


1. ಅಲ್ ಫಾತಿಹ:

ಪರಿಚಯ

'ಅಲ್ ಫಾತಿಹ' ಎಂಬುದು ಈ ಅಧ್ಯಾಯದ ಹೆಸರು. ಒಂದು ವಿಷಯ ಅಥವಾ ಪ್ರಬಂಧದ ಉದ್ಘಾಟನೆಗೆ 'ಫಾತಿಹಾ' ಎನ್ನಲಾಗುತ್ತದೆ. ಇದಕ್ಕೆ ಪೀಠಿಕೆ ಅಥವಾ ಮಾತಿನ ಆರಂಭ ಎಂಬ ಅರ್ಥವೂ ಬರುತ್ತದೆ. ಮುಹಮ್ಮದ್‌ರವರ(ಸ) ಪ್ರವಾದಿತ್ವದ ಆರಂಭ ಕಾಲದಲ್ಲಿ ಅವತೀರ್ಣಗೊಂಡ ಪರಿಪೂರ್ಣ ಅಧ್ಯಾಯ ಇದೇ ಆಗಿದೆ. ಇದಕ್ಕಿಂತ ಮುಂಚೆ ಕೆಲವು ಸೂಕ್ತಗಳಷ್ಟೆ ಆಗೊಮ್ಮೆ ಈಗೊಮ್ಮೆ ಅವತೀರ್ಣಗೊಳ್ಳುತ್ತಿದ್ದುವು.

ಈ ಅಧ್ಯಾಯವು ಕುರ್‌ಆನಿನ ಅಧ್ಯಯನ ಮಾಡಬಯಸುವ ಪ್ರತಿಯೊಬ್ಬ ಮನುಷ್ಯನಿಗೂ ಅಲ್ಲಾಹನು ಕಲಿಸಿಕೊಟ್ಟ ಒಂದು ಪ್ರಾರ್ಥನೆಯಾಗಿದೆ. ಈ ಗ್ರಂಥದ ಪ್ರಯೋಜನ ಪಡೆಯ ಬಯಸುವಿರಾದರೆ, ಮೊತ್ತಮೊದಲು ಜಗದೊಡೆಯ, ಸೃಷ್ಟಿಕರ್ತನಲ್ಲಿ ಈ ರೀತಿ ಪ್ರಾರ್ಥಿಸಬೇಕೆಂದು ತಿಳಿಸಲಿಕ್ಕಾಗಿ ಇದನ್ನು ಗ್ರಂಥದ ಆರಂಭದಲ್ಲಿ ಇರಿಸಲಾಗಿದೆ.

ಕುರ್‌ಆನ್ ಮತ್ತು ಅಲ್ ಫಾತಿಹಾ ಅಧ್ಯಾಯದ ಸಂಬಂಧವು ಒಂದು ಗ್ರಂಥ ಮತ್ತು ಅದರ ಮುನ್ನುಡಿಯೆಂಬಂತಿರದೆ, ಒಂದು ಪ್ರಾರ್ಥನೆ ಮತ್ತು ಅದರ ಉತ್ತರ ದಂತಿದೆ. ದಾಸನು ತನ್ನ ಪ್ರಭುವಿನಲ್ಲಿ ಸನ್ಮಾರ್ಗವನ್ನು ಬೇಡುತ್ತಾನೆ. ಅದಕ್ಕೆ ಉತ್ತರವಾಗಿ ಅಲ್ಲಾಹನು 'ಸನ್ಮಾರ್ಗ ಇದೋ ಇಲ್ಲಿದೆ'ಯೆಂದು ಇಡೀ ಕುರ್‌ಆನನ್ನು ಅವನ ಮುಂದಿಡುತ್ತಾನೆ.



(ಅವತೀರ್ಣ - ಮಕ್ಕಾದಲ್ಲಿ)

1. ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ.
2. ಅಲ್ಲಾಹನಿಗೇ ಸರ್ವಸ್ತುತಿ¹ ಅವನು ಸಕಲ ವಿಶ್ವದ ಪ್ರಭು.²
3. ಪರಮ ದಯಾಳು, ಕರುಣಾನಿಧಿ-
4. ನಿರ್ಣಾಯಕ ದಿನದ ಅಧಿಪತಿ (ಆದ ಪ್ರಭುವೇ)-
5. ನಾವು ನಿನಗೆ ಮಾತ್ರ ಇಬಾದತ್³ ಮಾಡುತ್ತೇವೆ ಮತ್ತು ನಿನ್ನಿಂದ ಮಾತ್ರ ಸಹಾಯ ಬೇಡುತ್ತೇವೆ.
6. ನಮಗೆ ಸನ್ಮಾರ್ಗವನ್ನು ತೋರಿಸು.
7. ನೀನು ಅನುಗ್ರಹಿಸಿದವರ ಮಾರ್ಗ. ನಿನ್ನ ಕ್ರೋಧಕ್ಕೆ ಪಾತ್ರರಾದವರ ಮಾರ್ಗವಲ್ಲ. (ನೀನು ತೋರಿದ) ದಾರಿಯನ್ನು ತಪ್ಪಿ ನಡೆದವರ ಮಾರ್ಗವೂ ಅಲ್ಲ.⁴

بِسْمِ اللَّهِ الرَّحْمَنِ الرَّحِيمِ

اَلْحَمْدُ لِلَّهِ رَبِّ الْعَالَمِينَ

الرَّحْمَنِ الرَّحِيمِ

مَلِكِ يَوْمِ الدِّينِ



اِيَّاكَ نَعْبُدُ وَاِيَّاكَ نَسْتَعِينُ

اهْدِنَا الصِّرَاطَ الْمُسْتَقِيمَ

صِرَاطَ الَّذِينَ أَنْعَمْتَ عَلَيْهِمْ غَيْرِ

الْمَغضُوبِ عَلَيْهِمْ وَلَا الضَّالِّينَ

1. ತನ್ನ ಪ್ರಭುವಿನ ಸನ್ನಿಧಿಯಲ್ಲಿ ಮನವಿಯ ರೂಪದಲ್ಲಿ ಮುಂದಿರಿಸಲಿಕ್ಕಾಗಿ ಅಲ್ಲಾಹನೇ ಈ 'ಅಲ್ ಫಾತಿಹಾ'(ಅಧ್ಯಾಯ)ವನ್ನು ತನ್ನ ದಾಸರಿಗೆ ಕಲಿಸಿದ್ದಾನೆ.
2. 'ರಬ್ಬಿ' (ಪ್ರಭು) ಎಂಬ ಪದವನ್ನು ಅರಬಿ ಭಾಷೆಯಲ್ಲಿ ಮೂರು ಅರ್ಥಗಳಲ್ಲಿ ಬಳಸಲಾಗುತ್ತದೆ: I) ಮಾಲಕ ಮತ್ತು ಒಡೆಯ. II) ಪೋಷಕ, ಪರಿಪಾಲಕ, ಮೇಲ್ವಿಚಾರಕ, ಮೇಲ್ನೋಟವಿರುವವ. III) ಆಜ್ಞಾಧಿಕಾರಿ, ಸಾರ್ವಭೌಮ, ವ್ಯವಸ್ಥಾಪಕ ಮತ್ತು ಆಡಳಿತಗಾರ. ಅಲ್ಲಾಹನು ಈ ಎಲ್ಲಾ ಅರ್ಥಗಳಲ್ಲೂ ವಿಶ್ವದ ಪ್ರಭುವಾಗಿದ್ದಾನೆ.
3. 'ಇಬಾದತ್' ಎಂಬ ಪದವನ್ನು ಅರಬಿ ಭಾಷೆಯಲ್ಲಿ ಮೂರು ಅರ್ಥಗಳಲ್ಲಿ ಪ್ರಯೋಗಿಸಲಾಗುತ್ತದೆ: I) ಆರಾಧನೆ ಮತ್ತು ಉಪಾಸನೆ. II) ಅನುಸರಣೆ ಮತ್ತು ಆಜ್ಞಾಪಾಲನೆ. III) ದಾಸ್ಯ ಮತ್ತು ಗುಲಾಮಗಿರಿ.
4. ದಾಸನ ಈ ಪ್ರಾರ್ಥನೆಯ ಉತ್ತರವೇ ಈ ಸಂಪೂರ್ಣ ಕುರ್ಆನ್. ದಾಸ ತನ್ನ ಒಡೆಯನಿಂದ ಮಾರ್ಗದರ್ಶನ ಯಾಚಿಸುತ್ತಾನೆ. ಅದಕ್ಕುತ್ತರವಾಗಿ ಪ್ರಭು ಅವನಿಗೆ ಈ ಕುರ್ಆನನ್ನು ದಯಪಾಲಿಸುತ್ತಾನೆ.



(ಅವತೀರ್ಣ - ಮದೀನಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللّٰهِ الرَّحْمٰنِ الرَّحِیْمِ

1. ಅಲಿಫ್ ಲಾಮ್ ಮಿಮ್¹.

الْم

2. ಇದು (ದೈವಿಕ) ಗ್ರಂಥ; ಸಂದೇಹಾತೀತವಿದು.
ಭಯಭಕ್ತಿಯುಳ್ಳವರಿಗೆ ಇದು ಮಾರ್ಗದರ್ಶಿ.

ذٰلِكَ الْكِتٰبُ لَا رَيْبَ فِيْهِ هُدًى لِّلْمُتَّقِیْنَ

3. ಪರೋಕ್ಷದ² ಮೇಲೆ ವಿಶ್ವಾಸವಿರುವವರಿಗೆ, ನಮಾಝನ್ನು
ಸಂಸ್ಥಾಪಿಸುವವರಿಗೆ,³ ನಾವು ನೀಡಿರುವ ಸಂಪತ್ಸೂಕ್ತಿಯಗಳಿಂದ
ವ್ಯಯಿಸುವವರಿಗೆ-

الَّذِیْنَ یُؤْمِنُوْنَ بِالْغَیْبِ وَ یُقِیْمُوْنَ الصَّلٰوةَ
وَ مِمَّا رَزَقْنٰهُمْ یُنْفِقُوْنَ

4. ನಿಮಗೆ ಅವತೀರ್ಣಗೊಳಿಸಿದ ಗ್ರಂಥದ (ಅರ್ಥಾತ್ ಕುರ್ಆನ್)
ಮತ್ತು ನಿಮಗಿಂತ ಮೊದಲು ಅವತೀರ್ಣಗೊಳಿಸಿದ್ದ ಎಲ್ಲಾ
ಗ್ರಂಥಗಳ ಮೇಲೆ ವಿಶ್ವಾಸವಿಡುವವರಿಗೆ ಮತ್ತು ಪರಲೋಕದ
ಮೇಲೆ ದೃಢ ವಿಶ್ವಾಸವಿಡುವವರಿಗೆ (ಇದು ಮಾರ್ಗದರ್ಶಿ)

وَالَّذِیْنَ یُؤْمِنُوْنَ بِمَا اُنزِلَ اِلَیْكَ وَمَا
اُنزِلَ مِنْ قَبْلِكَ وَ بِالْآخِرَةِ هُمْ یُوقِنُوْنَ

1. ಇಂತಹ ಬಿಡಿ ಅಕ್ಷರಗಳು ಪವಿತ್ರ ಕುರ್ಆನಿನ ಕೆಲವು ಅಧ್ಯಾಯಗಳ ಆರಂಭದಲ್ಲಿ ಕಂಡು ಬರುತ್ತದೆ. ವ್ಯಾಖ್ಯಾನಕಾರರು ಇದನ್ನು ವಿವಿಧ ರೀತಿಯಲ್ಲಿ ವಿವರಿಸಿದ್ದಾರೆ. ಆದರೆ ಯಾವುದೇ ವಿವರಣೆಯ ಬಗ್ಗೆ ಒಮ್ಮತವಿಲ್ಲ. ಆದರೆ ಅರ್ಥವರಿಯುವುದು ಅತ್ಯವಶ್ಯಕವೂ ಅಲ್ಲ. ಏಕೆಂದರೆ ಅದರ ಅರ್ಥವರಿಯದಿದ್ದರೂ ಕುರ್ಆನ್‌ನಿಂದ ಮಾರ್ಗದರ್ಶನ ಪಡೆಯಲು ಅದು ಬಾಧಕವಾಗುವುದಿಲ್ಲ.
2. ಪರೋಕ್ಷವೆಂದರೆ ಮಾನವನ ಇಂದ್ರಿಯಗಳಿಗೆ ನಿಲುಕದ, ಸಾಮಾನ್ಯ ಮನುಷ್ಯರ ನೇರ ಅನುಭವ ಮತ್ತು ವೀಕ್ಷಣೆಗೆ ಅತೀತವಾದ ವಾಸ್ತವಿಕತೆಗಳಾಗಿವೆ. ಉದಾಹರಣೆಗೆ ಅಲ್ಲಾಹನ ಅಸ್ತಿತ್ವ ಮತ್ತು ಗುಣಗಳು, ದೇವಚರರು, ದೇವವಾಣಿ, ಸ್ವರ್ಗ, ನರಕ ಇತ್ಯಾದಿಗಳು.
3. ನಮಾಝ್ ಸಂಸ್ಥಾಪಿಸುವುದೆಂದರೆ ಮಾನವನು ಕಟ್ಟುನಿಟ್ಟಿನಿಂದ ನಮಾಝ್ ನಿರ್ವಹಿಸಬೇಕೆಂದು ಮಾತ್ರವಲ್ಲ, ನಮಾಝ್‌ನ ಸಾಮೂಹಿಕ ವ್ಯವಸ್ಥೆಯನ್ನೂ ವಿಧ್ಯುಕ್ತವಾಗಿ ಸ್ಥಾಪಿಸಬೇಕೆಂದಾಗಿದೆ. ಯಾವುದಾದರೊಂದು ಊರಿನಲ್ಲಿ ವೈಯಕ್ತಿಕವಾಗಿ ಜನರು ನಮಾಝ್ ನಿರ್ವಹಿಸುತ್ತಿದ್ದು, ಸಾಮೂಹಿಕ ನಮಾಝ್ ನಿರ್ವಹಣೆಗೆ ಯಾವುದೇ ವ್ಯವಸ್ಥೆ ಇಲ್ಲದಿದ್ದರೆ ಅಲ್ಲಿ ನಮಾಝ್‌ನ ಸಂಸ್ಥಾಪನೆಯಾಗುತ್ತಿದೆ ಎಂದು ಹೇಳುವಂತಿಲ್ಲ.

5. ಅಂತಹವರು ತಮ್ಮ ಪ್ರಭುವಿನ ಸನ್ಮಾರ್ಗದಲ್ಲಿದ್ದಾರೆ ಮತ್ತು ಅವರೇ ಯಶಸ್ವಿಯಾಗುವವರು.

أُولَٰئِكَ عَلَىٰ هُدًى مِّنْ سِرِّهِمْ وَأُولَٰئِكَ هُمُ الْمُفْلِحُونَ ﴿٥﴾

6. ಈ ವಿಷಯಗಳನ್ನು ನಿಷೇಧಿಸಿದವರಿಗೆ ನೀವು ಎಚ್ಚರಿಕೆ ಕೊಟ್ಟರೂ ಕೊಡದಿದ್ದರೂ ಸರಿಯೇ. ಅವರಂತೂ ವಿಶ್ವಾಸವಿಡುವವರಲ್ಲ.

إِنَّ الَّذِينَ كَفَرُوا سَاءَ عَلَيْهِمْ أَنذَرْتَهُمْ أَمْ لَمْ تُنذِرْهُمْ لَا يُؤْمِنُونَ ﴿٦﴾

7. ಅಲ್ಲಾಹನು ಅವರ ಹೃದಯಗಳ ಹಾಗೂ ಕಿವಿಗಳ ಮೇಲೆ ಮುದ್ರೆಯೊತ್ತಿರುತ್ತಾನೆ.⁴ ಅವರ ದೃಷ್ಟಿಗಳ ಮೇಲೆ ಪರದೆ ಬಿದ್ದಿದೆ. ಅವರಿಗೆ ಘೋರ ಶಿಕ್ಷೆ ಕಾದಿದೆ.

خَتَمَ اللَّهُ عَلَىٰ قُلُوبِهِمْ وَعَلَىٰ سَمْعِهِمْ وَعَلَىٰ أَبْصَارِهِمْ غِشَاوَةٌ وَلَهُمْ عَذَابٌ عَظِيمٌ ﴿٧﴾

8. ಮನುಷ್ಯರಲ್ಲಿ ಕೆಲವರು, "ನಾವು ಅಲ್ಲಾಹನಲ್ಲಿ ಹಾಗೂ ಅಂತಿಮ ದಿವಸದಲ್ಲಿ ವಿಶ್ವಾಸವಿಟ್ಟಿದ್ದೇವೆ" ಎಂದು ಹೇಳುವವರೂ ಇದ್ದಾರೆ. ಆದರೆ ನಿಜವಾಗಿ ಅವರು ವಿಶ್ವಾಸಿಗಳಲ್ಲ.

وَمِنَ النَّاسِ مَن يَقُولُ آمَنَّا بِاللَّهِ وَيُؤْتُونَ الْأَمْثَالَ وَمَا هُمْ بِمُؤْمِنِينَ ﴿٨﴾

9. ಅವರು ಅಲ್ಲಾಹನನ್ನೂ ವಿಶ್ವಾಸಿಗಳನ್ನೂ ವಂಚಿಸುತ್ತಾರೆ. ವಾಸ್ತವದಲ್ಲಿ ಅವರು ತಮ್ಮನ್ನು ತಾವೇ ವಂಚಿಸಿಕೊಳ್ಳುತ್ತಿದ್ದಾರೆ ಮತ್ತು ಅವರಿಗೆ ಅದರ ಬೋಧವಿರುವುದಿಲ್ಲ.

يُخَدِّعُونَ اللَّهَ وَالدِّينَ آمِنِينَ وَمَا يَخْدَعُونَ إِلَّا أَنفُسَهُمْ وَمَا يَشْعُرُونَ ﴿٩﴾

10. ಅವರ ಹೃದಯಗಳಲ್ಲಿ ಒಂದು ರೋಗವಿದೆ. ಅದನ್ನು ಅಲ್ಲಾಹನು ಇನ್ನಷ್ಟು ಉಲ್ಲೇಖಗೊಳಿಸಿದನು.⁵ ಅವರು ಹೇಳುತ್ತಿರುವ ಸುಳ್ಳಿನ ಪ್ರತಿಫಲವಾಗಿ ಅವರಿಗೆ ವೇದನಾಯುಕ್ತ ಶಿಕ್ಷೆ ಕಾದಿದೆ.

فِي قُلُوبِهِمْ مَرَضٌ فَزَادَهُمُ اللَّهُ مَرَضًا وَلَهُمْ عَذَابٌ أَلِيمٌ ﴿١٠﴾ بِمَا كَانُوا يَكْفُرُونَ ﴿١٠﴾

11. ಭೂಮಿಯ ಮೇಲೆ ಕ್ಷೋಭೆಯನ್ನುಂಟು ಮಾಡದಿರಿ ಎಂದು ಅವರೊಡನೆ ಹೇಳಿದಾಗಲೆಲ್ಲ ಅವರು, "ನಾವು ಸುಧಾರಕರು ಮಾತ್ರ" ಎಂದು ಹೇಳುತ್ತಾರೆ.

وَإِذَا قِيلَ لَهُمْ لَا تُفْسِدُوا فِي الْأَرْضِ قَالُوا إِنَّمَا نَحْنُ مُصْلِحُونَ ﴿١١﴾

12. ಜಾಗ್ರತೆ! ವಾಸ್ತವದಲ್ಲಿ ಅವರೇ ಗೊಂದಲಕಾರಿಗಳು. ಆದರೆ ಅವರಿಗೆ ಬೋಧವಿರುವುದಿಲ್ಲ.

أَلَا إِنَّهُمْ هُمُ الْمُفْسِدُونَ وَلَكِن لَّا يَشْعُرُونَ ﴿١٢﴾

4. ಅಲ್ಲಾಹನು ಮುದ್ರೆಯೊತ್ತಿದ್ದ ಕಾರಣದಿಂದ ಅವರು ಅನುಸರಣೆಯನ್ನು ನಿರಾಕರಿಸಿದರೆಂದು ಇದರ ಅರ್ಥವಲ್ಲ. ಮೇಲೆ ಪ್ರಸ್ತಾಪಿಸಲಾದ ಮೂಲಭೂತ ವಿಷಯಗಳನ್ನು ಅಲ್ಲಗಳೆದು, ತಮಗಾಗಿ ಕುರ್ಆನ್ ಪ್ರಸ್ತಾವಿಸಿರುವುದಕ್ಕಿಂತ ಭಿನ್ನವಾದ ಮಾರ್ಗವನ್ನು ಆಯ್ಕೆ ಮಾಡಿದ್ದರಿಂದಾಗಿ ಅಲ್ಲಾಹನು ಅವರ ಹೃದಯ ಮತ್ತು ಕಿವಿಗಳಿಗೆ ಮುದ್ರೆಯೊತ್ತಿದನು ಎಂಬುದು ಇದರ ಅರ್ಥವಾಗಿದೆ.

5. ರೋಗವೆಂದರೆ ಕಾಪಟ್ಟ ರೋಗವಾಗಿದೆ. ಅಲ್ಲಾಹನು ರೋಗವನ್ನು ಉಲ್ಲೇಖಿಸುತ್ತಾನೆಂದರೆ, ಕಪಟವಿಶ್ವಾಸಿಯನ್ನು ಅಲ್ಲಾಹನು ತಕ್ಷಣ ಶಿಕ್ಷಿಸದೆ ಸಡಿಲ ಬಿಟ್ಟು ಬಿಡುತ್ತಾನೆ. ಇದರಿಂದ ಆತನ ಕಾಪಟ್ಟ ಇನ್ನಷ್ಟು ಹೆಚ್ಚುತ್ತದೆ.

13. "ಇತರರು ವಿಶ್ವಾಸವಿಟ್ಟಂತೆಯೇ ನೀವು ವಿಶ್ವಾಸವಿಡಿರಿ" ಎಂದು ಅವರೊಡನೆ ಹೇಳಲಾದಾಗ, "ಏನು? ಮೂರ್ಖರ ಹಾಗೆ ನಾವೂ ವಿಶ್ವಾಸವಿಡಬೇಕೇ?" ಎಂದು ಅವರು ಹೇಳುತ್ತಾರೆ. ಎಚ್ಚರಿಕೆ! ನಿಜವಾಗಿ ಅವರೇ ಸ್ವತಃ ಮೂರ್ಖರಾಗಿದ್ದಾರೆ ಎಂಬುದನ್ನು ಅವರು ಅರಿತಿಲ್ಲ.

وَإِذَا قِيلَ لَهُمْ آمِنُوا كَمَا آمَنَ النَّاسُ قَالُوا أَنُؤْمِنُ كَمَا آمَنَ السُّفَهَاءُ أَلَا إِنَّهُمْ هُمُ السُّفَهَاءُ وَلَكِن لَّا يَعْلَمُونَ ﴿١٣﴾

14. ಇವರು ವಿಶ್ವಾಸಿಗಳನ್ನು ಕಂಡಾಗ, "ನಾವು ವಿಶ್ವಾಸವಿಟ್ಟಿದ್ದೇವೆ" ಎನ್ನುತ್ತಾರೆ. ಅತ್ತ ತಮ್ಮ ಶೈತಾನರನ್ನು ಸಂಧಿಸಿದಾಗ ಅವರೊಡನೆ, "ನಿಜವಾಗಿ ನಾವು ನಿಮ್ಮ ಜೊತೆಯಲ್ಲೇ ಇದ್ದೇವೆ. ನಾವು ವಿಶ್ವಾಸ ವಿಡುವವರನ್ನು ಕೇವಲ ಅಪಹಾಸ್ಯ ಮಾಡುತ್ತಿದ್ದೇವೆ" ಎನ್ನುತ್ತಾರೆ.

وَإِذَا الْغَوَا الَّذِينَ أَمُنُوا قَالُوا آمَنَّا وَإِذَا خَلَوْا إِلَىٰ شَيَاطِينِهِمْ قَالُوا إِنَّا مَعَكُمْ إِنَّمَا نَحْنُ مُسْتَهْزِءُونَ ﴿١٤﴾

15. ಅಲ್ಲಾಹನು ಇವರನ್ನು ಅಪಹಾಸ್ಯ ಮಾಡುತ್ತಿದ್ದಾನೆ. ಇವರು ಈ ದ್ರೋಹದಲ್ಲಿ ಕುರುಡರಂತೆ ಅಲೆದಾಡುತ್ತಿರಲು ಇನ್ನಷ್ಟು ದೀರ್ಘ ಅವಕಾಶವನ್ನು ನೀಡುತ್ತಿದ್ದಾನೆ.

اللَّهُ يَسْتَهْزِئُ بِهِمْ وَيَمُدُّهُمْ فِي طُغْيَانِهِمْ يَعْمَهُونَ ﴿١٥﴾

16. ಇವರು ಸನ್ಮಾರ್ಗಕ್ಕೆ ಬದಲಾಗಿ ದುರ್ವಾರ್ತವನ್ನು ಖರೀದಿಸಿಕೊಂಡವರಾಗಿದ್ದಾರೆ. ಆದರೆ ಈ ವ್ಯಾಪಾರ ಇವರಿಗೆ ಲಾಭದಾಯಕವಾದುದಲ್ಲ ಮತ್ತು ಇವರು ಸನ್ಮಾರ್ಗ ಸಿದ್ಧಿಸಿದವರು ಅಲ್ಲವೇ ಅಲ್ಲ.

أُولَٰئِكَ الَّذِينَ اشْتَرُوا الضَّلَالَةَ بِالْهُدَىٰ فَمَا رَبِحَت تِّجَارَتُهُمْ وَمَا كَانُوا مُهْتَدِينَ ﴿١٦﴾

17. ಇವರ ಉದಾಹರಣೆ ಹೀಗಿದೆ:- ಒಬ್ಬನು ಬೆಂಕಿ ಉರಿಸಿದನು. ಸುತ್ತಮುತ್ತಲೂ ಬೆಳಗಿದಾಗ ಅಲ್ಲಾಹನು ಇವರ ದೃಷ್ಟಿಯನ್ನು ಕಿತ್ತುಕೊಂಡನು ಮತ್ತು ಇವರನ್ನು ಕತ್ತಲೆಯಲ್ಲಿ ಏನೂ ಕಾಣದ ಸ್ಥಿತಿಯಲ್ಲಿ ಬಿಟ್ಟುಬಿಟ್ಟನು.⁶

مَثَلُهُمْ كَمَثَلِ الَّذِي اسْتَوْفَدَ نَارًا فَلَمَّا أَضَاءَتْ مَا حَوْلَهُ ذَهَبَ اللَّهُ بِنُورِهِمْ وَتَرَكَهُمْ فِي ظُلُمٍ لَّا يَبْصُرُونَ ﴿١٧﴾

18. ಇವರು ಕಿವುಡರೂ ಮೂಕರೂ ಅಂಧರೂ ಆಗಿದ್ದಾರೆ. ಇನ್ನಿವರು ಮರಳುವವರಲ್ಲ.

صُمٌّ بُكْمٌ عُمْيٌ فَهُمْ لَا يَرْجِعُونَ ﴿١٨﴾

19. ಅಥವಾ ಇವರ ಉದಾಹರಣೆ ಹೀಗಿದೆ: ಆಕಾಶದಿಂದ ಧಾರಾಕಾರವಾಗಿ ಮಳೆ ಸುರಿಯುತ್ತಲಿದೆ. ಅದರೊಂದಿಗೆ ಕಾರ್ಮೋಡ, ಗುಡುಗು, ಮಿಂಚುಗಳೂ ಇವೆ. ಇವರು ಗುಡುಗಿನ ಗರ್ಜನೆಯನ್ನು ಕೇಳಿ ಮರಣಭಯದಿಂದ ಕಿವಿಗಳಲ್ಲಿ ಬೆರಳುಗಳನ್ನು ಒತ್ತಿಟ್ಟುಕೊಳ್ಳುತ್ತಾರೆ. ಅಲ್ಲಾಹನು ಈ ಸತ್ಯನಿಷೇಧಿಗಳನ್ನು ಎಲ್ಲ ದಿಕ್ಕುಗಳಿಂದಲೂ ಆವರಿಸಿಕೊಂಡಿರುತ್ತಾನೆ.

أَوْ كَصَيْبٍ مِّنَ السَّمَاءِ فِيهِ ظُلُمٌ وَرَعْدٌ وَبَرْقٌ يَجْعَلُونَ أَصَابِعَهُمْ فِي آذَانِهِمْ مِنَ الصَّوَاعِقِ حَذَرَ الْمَوْتِ وَاللَّهُ كَفِيٌّ بِالْكُفَّيْنِ ﴿١٩﴾

6. ಅರ್ಥಾತ್- ಅಲ್ಲಾಹನ ದಾಸನೋರ್ವ ಪ್ರಕಾಶವನ್ನು ಹರಡಿ, ಸತ್ಯವನ್ನು ಮಿಥ್ಯದಿಂದ ಬೇರ್ಪಡಿಸಿ ಸ್ಪಷ್ಟವಾಗಿ ತೋರಿಸಿಕೊಟ್ಟಾಗ ದೃಷ್ಟಿಯುಳ್ಳವರ ಮುಂದೆ ವಾಸ್ತವಿಕತೆಗಳೆಲ್ಲವೂ ವ್ಯಕ್ತವಾದವು. ಆದರೆ ಸ್ವೇಚ್ಛಾವೃತ್ತಿಯಿಂದ ಕುರುಡರಾಗಿದ್ದ ಆ ಕಪಟವಿಶ್ವಾಸಿಗಳಿಗೆ, ಆ ಬೆಳಕಿನಲ್ಲೂ ಏನೂ ಕಾಣಿಸಲಿಲ್ಲ.

20. ಮಿಂಚು ಇವರ ದೃಷ್ಟಿಯನ್ನು ಕಸಿದುಕೊಳ್ಳುವಂತಿದೆ. ಅದು ಕಿಂಚಿತ್ ಬೆಳಗಿದಾಗಲೆಲ್ಲ ಅದರ ಬೆಳಕಿನಲ್ಲಿ ಇವರು ಸ್ವಲ್ಪ ದೂರ ನಡೆಯುತ್ತಾರೆ ಮತ್ತು ಇವರ ಮೇಲೆ ಕತ್ತಲೆಯು ಕವಿದಾಗ ಇವರು ನಿಂತುಬಿಡುತ್ತಾರೆ.⁷ ಅಲ್ಲಾಹ್ ಬಯಸಿದ್ದರೆ ಇವರ ಶ್ರವಣ ಮತ್ತು ದೃಷ್ಟಿಗಳನ್ನು ಸಂಪೂರ್ಣವಾಗಿ ಕಸಿದುಕೊಳ್ಳುತ್ತಿದ್ದನು. ನಿಶ್ಚಯವಾಗಿಯೂ ಅಲ್ಲಾಹನು ಪ್ರತಿಯೊಂದು ವಸ್ತುವಿನ ಮೇಲೆ ಸಾಮರ್ಥ್ಯವನ್ನು ಹೊಂದಿದ್ದಾನೆ.

يَكَادُ الْبَرُّ يُخْطِفُ أَبْصَارَهُمْ كُلَّمَا أَضَاءَ لَهُمْ مَشْرُؤٌ
فِيهِمْ وَإِذَا أَظْلَمَ عَلَيْهِمْ قَامُوا طَوَّسَاءَ اللَّهُ لِكُفْرِهِمْ
بِآيَاتِهِ وَأَبْصَارُهُمْ طُرُنَ اللَّهُ عَلَى كُلِّ شَيْءٍ قَدِيرٌ ﴿٧﴾

21. ಹೇ ಜನರೇ, ನಿಮ್ಮನ್ನೂ ನಿಮ್ಮ ಪೂರ್ವಿಕರನ್ನೂ ಸೃಷ್ಟಿಸಿದ ನಿಮ್ಮ ಪ್ರಭುವಿನ ದಾಸ್ಯ-ಆರಾಧನೆ ಮಾಡಿರಿ. (ಹೀಗೆ ಮಾಡಿದರೆ) ನೀವು ರಕ್ಷಣೆ ಹೊಂದಬಹುದು.⁸

يَا أَيُّهَا النَّاسُ اعْبُدُوا رَبَّكُمُ الَّذِي خَلَقَكُمْ
وَالَّذِينَ مِنْ قَبْلِكُمْ لَعَلَّكُمْ تَتَّقُونَ ﴿٨﴾

22. ಅವನೇ ಭೂಮಿಯನ್ನು ನಿಮಗೆ ಹಾಸನ್ನಾಗಿ ಹಾಸಿದನು; ಆಕಾಶದ ಮೇಲ್ಭಾಗವನ್ನು ಮಾಡಿದನು; ಮೇಲ್ಭಾಗದಿಂದ ಮಳೆ ಸುರಿಸಿದನು. ಅದರ ಮೂಲಕ ತರತರದ ಬೆಳೆಗಳನ್ನು ಉತ್ಪಾದಿಸಿ ನಿಮಗೆ ಆಹಾರ ಒದಗಿಸಿದನು. ಇದನ್ನು ನೀವು ಅರಿತಿರುತ್ತ ಇತರರನ್ನು ಅಲ್ಲಾಹನಿಗೆ ಪ್ರತಿಸ್ಪರ್ಧಿಗಳನ್ನಾಗಿ ಮಾಡಿರಿ.⁹

الَّذِي جَعَلَ لَكُمُ الْأَرْضَ فِرَاشًا وَالسَّمَاءَ
بِنَاءً ۖ وَأَنْزَلَ مِنَ السَّمَاءِ مَاءً فَأَخْرَجَ بِهِ
مِنَ الثَّمَرَاتِ رِزْقًا لَكُمْ ۖ فَلَا تَجْعَلُوا
لِلَّهِ أَنْدَادًا ۖ وَأَنْتُمْ تَعْلَمُونَ ﴿٩﴾

23. ನಾವು ನಮ್ಮ ದಾಸನಿಗೆ ಅವತೀರ್ಣಗೊಳಿಸಿದ ಈ ಗ್ರಂಥವು ನಮ್ಮದೋ ಅಲ್ಲವೋ ಎಂಬ ವಿಷಯದಲ್ಲಿ ನಿಮಗೆ ಸಂದೇಹವಿದ್ದರೆ ಇದಕ್ಕೆ ಸರಿಸಮಾನವಾದ ಒಂದು ಅಧ್ಯಾಯ ವನ್ನಾದರೂ ರಚಿಸಿ ತನ್ನಿರಿ. ಅಲ್ಲಾಹನ ಹೊರತು ನಿಮ್ಮೆಲ್ಲ ಸಾಕ್ಷಿಗಳನ್ನೂ ನಿಮ್ಮ ಸಹಾಯಕ್ಕಾಗಿ ಕರೆದು ತನ್ನಿರಿ. ನೀವು ಸತ್ಯವಾದಿಗಳಾಗಿದ್ದರೆ ಈ ಕಾರ್ಯವನ್ನು ಮಾಡಿ ತೋರಿಸಿರಿ.

وَإِنْ كُنْتُمْ فِي رَيْبٍ مِمَّا نَزَّلْنَا عَلَىٰ عَبْدِنَا
فَأْتُوا بِسُورَةٍ مِثْلِهِ ۚ وَادْعُوا شُهَدَاءَكُمْ
مِمَّنْ دُونِ اللَّهِ ۖ إِنْ كُنْتُمْ صَادِقِينَ ﴿١٠﴾

24. ಆದರೆ ನೀವು ಹಾಗೆ ಮಾಡದಿದ್ದಲ್ಲಿ- ಮತ್ತು ಖಂಡಿತವಾಗಿಯೂ ನೀವು ಹಾಗೆಂದೂ ಮಾಡಲಾರಿರಿ- ಸತ್ಯನಿಷೇಧಿಗಳಿಗಾಗಿ

فَإِنْ لَمْ تَفْعَلُوا وَلَنْ تَفْعَلُوا فَاتَّقُوا النَّارَ الَّتِي

7. ಮೊದಲ ಉದಾಹರಣೆಯು, ಮನಸ್ಸಿನಲ್ಲಿ ಸಂಪೂರ್ಣ ನಿರಾಕರಣೆಯಿದ್ದರೂ ಯಾವುದಾದರೂ ಸ್ವಾರ್ಥ ಅಥವಾ ದುರುದ್ದೇಶದಿಂದ ಮುಸ್ಲಿಮರಾಗಿ ಬಿಟ್ಟು ಕಪಟವಿಶ್ವಾಸಿಗಳ ಕುರಿತಾಗಿದೆ. ಈ ಎರಡನೆಯ ಉದಾಹರಣೆಯು ಸಂಶಯ, ಚಿಂಚಲತೆ ಮತ್ತು ದುರ್ಬಲ ವಿಶ್ವಾಸಕ್ಕೆ ಒಳಗಾದವರ ಕುರಿತಾಗಿದೆ. ಅವರು ಸ್ವಲ್ಪ ಮಟ್ಟಿಗೆ ಸತ್ಯವನ್ನು ನಂಬುವವರಾಗಿದ್ದರು. ಆದರೆ ಅವರು ಸತ್ಯಕ್ಕಾಗಿ ಎಂತಹ ಕಷ್ಟಕಾರ್ಪಣ್ಯಗಳನ್ನೂ ಸಹಿಸಲು ಸಿದ್ಧರಿರಲಿಲ್ಲ.

8. ಅಂದರೆ ಲೋಕದಲ್ಲಿ ಕೆಟ್ಟ ದೃಷ್ಟಿ ಮತ್ತು ದುಷ್ಕೃತ್ಯದಿಂದ ಹಾಗೂ ಪರಲೋಕದಲ್ಲಿ ದೇವಶಿಕ್ಷೆಯಿಂದ ಸುರಕ್ಷಿತರಾಗಬಹುದು.

9. ಇತರರನ್ನು ಅಲ್ಲಾಹನ ಪ್ರತಿಸ್ಪರ್ಧಿಗಳನ್ನಾಗಿ ಮಾಡುವುದೆಂದರೆ ದಾಸ್ಯ ಮತ್ತು ಆರಾಧನೆಯ ವಿವಿಧ ಪ್ರಕಾರಗಳಲ್ಲಿ ಯಾವುದಾದರೊಂದು ಪ್ರಕಾರದ ಮೂಲಕ ದೇವತೆರೊಂದಿಗೆ ವ್ಯವಹರಿಸುವುದು.

ಸಿದ್ಧಗೊಳಿಸಲ್ಪಟ್ಟಿರುವ ಹಾಗೂ ಮನುಷ್ಯರನ್ನೂ ಶಿಲೆಗಳನ್ನೂ¹⁰ ಇಂಧನವಾಗಿ ಉರಿಸುವ ಆ ನರಕವನ್ನು ಭಯಪಡಿದಿರಿ.

وَوَدَّهَا النَّاسُ وَالْحِجَارَةُ أَغْدَتُ لِلْكُفْرِيِّينَ

25. ಪೈಗಂಬರರೇ, ಈ ಗ್ರಂಥದ ಮೇಲೆ ವಿಶ್ವಾಸವಿರಿಸಿ (ಅದರಂತೆ) ತಮ್ಮ ಕರ್ಮಗಳನ್ನು ಸರಿಪಡಿಸಿಕೊಳ್ಳುವವರಿಗಾಗಿ ತಳಭಾಗದಲ್ಲಿ ಕಾಲುನೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿವೆ ಎಂಬ ಸುವಾರ್ತೆಯನ್ನು ಕೊಡಿದಿರಿ. ಆ ಉದ್ಯಾನಗಳ ಫಲಗಳು ಇಹಲೋಕದ ಫಲಗಳನ್ನು ಹೋಲುತ್ತಿರುವುವು. ಅವರಿಗೆ ಆ ಫಲಗಳನ್ನು ತಿನ್ನಲು ಕೊಡಲಾದಾಗ ಅವರು, "ಇಂತಹ ಫಲಗಳೇ ಈ ಮುಂಚೆ ಭೂಲೋಕದಲ್ಲಿ ನಮಗೆ ಕೊಡಲಾಗುತ್ತಿದ್ದುವು" ಎಂದು ಹೇಳುವರು. ಅವರಿಗೆ ಅಲ್ಲಿ ಪರಿಶುದ್ಧ ಪತ್ನಿಯಿರುವರು ಮತ್ತು ಅವರು ಅಲ್ಲಿ ಸದಾ ಕಾಲ ಇರುವರು.

وَبَشِّرِ الَّذِينَ آمَنُوا وَعَمِلُوا الصَّالِحَاتِ أَنَّ لَهُمْ جَنَّاتٍ تَجْرِي مِنْ تَحْتِهَا الْأَنْهَارُ كُلَّمَا رُزِقُوا مِنْهَا مِنْ ثَمَرَةٍ رِزْقًا قَالُوا هَذَا الَّذِي رُزِقْنَا مِنْ قَبْلُ وَأُتُوا بِهِ مُتَشَابِهًا وَلَهُمْ فِيهَا أَزْوَاجٌ مُطَهَّرَةٌ وَهُمْ فِيهَا خَالِدُونَ

26. ಅಹುದು, ಅಲ್ಲಾಹನು ನುಸಿ ಅಥವಾ ಅದಕ್ಕಿಂತಲೂ ಕ್ಷುಲ್ಲಕ ವಸ್ತುವಿನ ಉಪಮೆ ಕೊಡುವ ಬಗ್ಗೆ ನಾಚುವುದಿಲ್ಲ.¹¹ "ಸತ್ಯವನ್ನು ಸ್ವೀಕರಿಸುವವರು ಈ ಉಪಮೆಗಳನ್ನು ಕಂಡು, ಇದು ಅವರ ಪ್ರಭುವಿನ ಕಡೆಯಿಂದಲೇ ಬಂದ ಪರಮಾರ್ಥವಾಗಿದೆ ಎಂದು ಗ್ರಹಿಸುತ್ತಾರೆ ಮತ್ತು ನಿಷೇಧಿಸುವವರು ಇವುಗಳನ್ನು ಕೇಳಿ, "ಇಂತಹ ಉಪಮೆಗಳೊಂದಿಗೆ ಅಲ್ಲಾಹನಿಗೆನು ಸಂಬಂಧ?" ಎನ್ನುತ್ತಾರೆ. ಹೀಗೆ ಅಲ್ಲಾಹನು ಒಂದೇ ವಿಷಯದ ಮೂಲಕ ಅನೇಕರನ್ನು ಮಾರ್ಗಭ್ರಷ್ಟರನ್ನಾಗಿ ಮಾಡುತ್ತಾನೆ ಮತ್ತು ಅನೇಕರಿಗೆ ಸನ್ಮಾರ್ಗ ತೋರಿಸುತ್ತಾನೆ. ಅವನು ಧರ್ಮಭ್ರಷ್ಟ(ಫಾಸಿಕ್)¹²ರನ್ನು ಮಾತ್ರ ಮಾರ್ಗಭ್ರಷ್ಟರನ್ನಾಗಿ ಮಾಡುತ್ತಾನೆ.

إِنَّ اللَّهَ لَا يَسْتَحْيِي أَنْ يَضْرِبَ مَثَلًا لِمَا بَعُوضَةٌ فَمَا فَوقَهَا فَأَمَّا الَّذِينَ آمَنُوا فَيَعْلَمُونَ أَنَّهُ الْحَقُّ مِنْ رَبِّهِمْ وَأَمَّا الَّذِينَ كَفَرُوا فَيَقُولُونَ مَاذَا أَرَادَ اللَّهُ بِهَذَا مَثَلًا يُضِلُّ بِهِ كَثِيرًا وَ يُهْدِي بِهِ كَثِيرًا وَمَا يُضِلُّ بِهِ إِلَّا الْفَاسِقِينَ

27. ಅಲ್ಲಾಹನ ಜೊತೆ ದೃಢವಾದ ಕರಾರು ಮಾಡಿಕೊಂಡ ಬಳಿಕ ಅದನ್ನು ಮುರಿದು ಹಾಕುವವರು,¹³ ಅಲ್ಲಾಹನು ಜೋಡಿಸಲು

الَّذِينَ يَبْتِغُونَ عَهْدَ اللَّهِ مِنْ بَعْدِ مِيثَاقِهِ

10. ಅರ್ಥಾತ್- ಅಲ್ಲಿ ನೀವು ಮಾತ್ರ ನರಕದ ಉರುವಲಾಗಿ ಮಾರ್ಪಡುವುದಿಲ್ಲ. ನೀವು ದಾಸ್ಯ ಮತ್ತು ಸಾಷ್ಟಾಂಗಕ್ಕೆ ಅರ್ಹರೆಂದು ಭಾವಿಸುತ್ತಿದ್ದ ವಿಗ್ರಹಗಳೂ ನಿಮ್ಮ ಜತೆಗಿರುವುದು.
11. ಇಲ್ಲಿ ಒಂದು ಆಕ್ಷೇಪದ ಪ್ರಸ್ತಾವ ಮಾಡದೆ ಅದಕ್ಕೆ ಉತ್ತರ ನೀಡಲಾಗಿದೆ. ಕುರ್ಆನಿನ ವಿವಿಧೆಡೆಗಳಲ್ಲಿ ವಿಷಯದ ನಿರೂಪಣೆಗಾಗಿ ಜೇಡ, ನೋಣ, ಸೊಳ್ಳೆ ಮುಂತಾದುವುಗಳ ಉದಾಹರಣೆ ಕೊಡಲಾಗಿದೆ. ಇಂತಹ ಕ್ಷುಲ್ಲಕ ಉದಾಹರಣೆಗಳನ್ನು ಪ್ರಸ್ತಾಪಿಸಿರುವ ದೇವಗ್ರಂಥವಾದರೂ ಎಂತಹುದು ಎಂಬುದು ವಿರೋಧಿಗಳ ಆಕ್ಷೇಪವಾಗಿತ್ತು.
12. ಧರ್ಮಭ್ರಷ್ಟ(ಫಾಸಿಕ್)ರು ಎಂದರೆ ಆಜ್ಞೋಲ್ಲಂಘಕರು ಮತ್ತು ದೇವಾನುಸರಣೆಯ ಎಲ್ಲೆ ಮೀರಿ ವರ್ತಿಸುವವರು.
13. ರಾಜನು ತನ್ನ ಸೇವಕರು ಮತ್ತು ಪ್ರಜೆಗಳಿಗಾಗಿ ಹೊರಡಿಸುವ ಆದೇಶ ಅಥವಾ ಮಾರ್ಗಸೂಚಿಗಳನ್ನು ಅರಬಿ ಭಾಷೆಯಲ್ಲಿ 'ಅಹ್ಡ್' ಅಥವಾ ಕರಾರು ಎನ್ನಲಾಗುತ್ತದೆ. ಅಲ್ಲಾಹನ 'ಅಹ್ಡ್' ಎಂದರೆ ಅವನ ಸ್ಥಿರ ಆದೇಶವಾಗಿದೆ. ಅದರ ಮೂಲಕ ಸಮಸ್ತ ಮಾನವಕಲು

<p>ಆಚ್ಛಾಪಿಸಿದುದನ್ನು ಮುರಿದು ಹಾಕುವವರು¹⁴ ಮತ್ತು ಭೂಮಿಯ ಮೇಲೆ ಕ್ಷೋಭೆಯನ್ನುಂಟು ಮಾಡುವವರು. ಯಥಾರ್ಥವಾಗಿ ಇವರೇ ನಷ್ಟಕ್ಕೊಳಗಾಗುವವರು.</p>	<p>وَيَقْطَعُونَ مَا أَمَرَ اللَّهُ بِهِ أَنْ يُوصَلَ وَيُفْسِدُونَ فِي الْأَرْضِ أُولَئِكَ هُمُ الْخٰسِرُونَ ﴿٣٧﴾</p>
<p>28. ನೀವು ಅಲ್ಲಾಹನನ್ನು ಹೇಗೆ ನಿರಾಕರಿಸುತ್ತೀರಿ? ನೀವಾದರೋ ನಿರ್ದೋಷಿಗಳಾಗಿದ್ದೀರಿ. ಅವನು ನಿಮಗೆ ಜೀವವಿತ್ತನು. ಇನ್ನು ಅವನೇ ನಿಮ್ಮ ಪ್ರಾಣ ತೆಗೆಯುವನು ಮತ್ತು ಅವನೇ ನಿಮಗೆ ಪುನರ್ಜೀವನ ನೀಡುವನು. ತರುವಾಯ ನಿಮಗೆ ಆತನಡೆಗೇ ಮರಳಿ ಹೋಗಬೇಕಾಗಿದೆ.</p>	<p>كَيْفَ تَكْفُرُونَ بِاللَّهِ وَكُنْتُمْ أَمْوَانًا فَأَحْيَاكُمْ ثُمَّ يُمَيِّتُكُمْ ثُمَّ يُحْيِيكُمْ ثُمَّ إِلَيْهِ تُرْجَعُونَ ﴿٣٨﴾</p>
<p>29. ಭೂಮಿಯಲ್ಲಿರುವುದನ್ನೆಲ್ಲ ನಿಮಗಾಗಿಯೇ ಸೃಷ್ಟಿಸಿದವನು ಆತನೇ. ಬಳಿಕ ಗಗನದಡೆ ಗಮನ ಹರಿಸಿ ಸಪ್ತಗಗನಗಳಿಗೆ¹⁵ ರೂಪು ಕೊಟ್ಟನು. ಆತನು ಸಕಲ ವಿಷಯಗಳ ಜ್ಞಾನಿಯಾಗಿರುತ್ತಾನೆ.</p>	<p>هُوَ الَّذِي خَلَقَ لَكُمْ مَّا فِي الْأَرْضِ جَمِيعًا ثُمَّ اسْتَوَىٰ إِلَى السَّمَاءِ فَسَوَّاهُنَّ سَبْعَ سَمَاوَاتٍ وَهُوَ بِكُلِّ شَيْءٍ عَلِيمٌ ﴿٣٩﴾</p>
<p>30. ನಿಮ್ಮ ಪ್ರಭುವು ಮಲಾಯಿಕಃ(ದೇವಚರ)ರೊಡನೆ, "ನಾನು ಭೂಮಿಯಲ್ಲಿ ಒಬ್ಬ ಖಲೀಫಃನನ್ನು¹⁶ (ಪ್ರತಿನಿಧಿ) ನೇಮಿಸಲಿದ್ದೇನೆ" ಎಂದು ಹೇಳಿದ ಸಂದರ್ಭವನ್ನು ಕೊಂಚ ಊಹಿಸಿರಿ. ಅವರು, (ಹೀಗೆ) ನಿವೇದಿಸಿದರು: "ಭೂಮಿಯಲ್ಲಿ ಅದರ ವ್ಯವಸ್ಥೆಯನ್ನು ಕೆಡಿಸುವ ಹಾಗೂ ರಕ್ತಪಾತವೆಸಗುವವನನ್ನು ನೀನು ನೇಮಿಸುವೆಯಾ? ನಾವಂತೂ ನಿನ್ನ ಗುಣಗಾನ ಮಾಡುತ್ತಿರುವುದ ರೊಂದಿಗೆ ನಿನ್ನನ್ನು ಸ್ತುತಿಸುತ್ತಲೂ ನಿನ್ನ ಪರಿಶುದ್ಧತೆಯನ್ನು ಕೊಂಡಾಡುತ್ತಲೂ ಇದ್ದೇವೆ." ಆಗ ಆತನು ಹೇಳಿದನು, "ವಾಸ್ತವದಲ್ಲಿ ನೀವು ಅರಿಯದುದನ್ನು ನಾನು ಅರಿತಿದ್ದೇನೆ."</p>	<p>وَإِذْ قَالَ رَبُّكَ لِلْمَلٰٓئِكَةِ إِنِّي جَاعِلٌ فِي الْأَرْضِ خَلِيفَةً قَالُوا أَتَجْعَلُ فِيهَا مَنْ يُفْسِدُ فِيهَا وَيَسْفِكُ الدِّمَآءَ وَنَحْنُ نُسَبِّحُ بِحَمْدِكَ وَنُقَرِّسُ لَكَ قَالِ إِنِّي أَعْلَمُ مَا لَا تَعْلَمُونَ ﴿٤٠﴾</p>
<p>31. ಅನಂತರ ಅಲ್ಲಾಹನು ಆದಮರಿಗೆ ಸಕಲ ವಸ್ತುಗಳ ನಾಮಗಳನ್ನು</p>	<p>وَعَلَّمَ آدَمَ الْأَسْمَاءَ كُلَّهَا ثُمَّ عَرَضَهُمْ عَلَى الْمَلٰٓئِكَةِ</p>
<p>ಕೇವಲ ಅವನ ದಾಸ್ಯ, ಅನುಸರಣೆ ಮತ್ತು ಆರಾಧನೆಗಾಗಿ ನಿಯುಕ್ತಗೊಂಡಿದೆ. "ದೃಢವಾದ ಕರಾರನ್ನು ಮಾಡಿಕೊಂಡ ಬಳಿಕ" ಎಂಬುದು- ಆದಮ್‌ರನ್ನು(ಅ) ಸೃಷ್ಟಿಸಿದಾಗ ಸರ್ವಮಾನವ ಕುಲದಿಂದ ಈ ಆದೇಶ ಪಾಲನೆಯ ವಾಗ್ದಾನಪಡೆಯಲಾಗಿರುವುದರ ಕಡೆಗೆ ಸೂಚನೆಯಾಗಿದೆ. ಈ ಕುರಿತು ಸೂರ: ಅಲ್ ಅಲ್‌ರಾಫ್‌ನ 172ನೆಯ ಸೂಕ್ತದಲ್ಲಿ ಪ್ರಸ್ತಾಪವಿದೆ.</p> <p>14. ಅರ್ಥಾತ್ ಯಾವ ಸಂಬಂಧಗಳ ಸ್ಥಾಪನೆ ಮತ್ತು ಸ್ಥಿರತೆಯಲ್ಲಿ ಮಾನವನ ವೈಯಕ್ತಿಕ ಮತ್ತು ಸಾಮೂಹಿಕ ಅಭ್ಯುದಯ ಅಡಕವಾಗಿದೆಯೋ ಮತ್ತು ಯಾವ ಸಂಬಂಧಗಳನ್ನು ಸರಿಪಡಿಸಲು ಸ್ವತಃ ಅಲ್ಲಾಹನೇ ಆದೇಶಿಸಿದ್ದಾನೋ ಆ ಸಂಬಂಧಗಳಲ್ಲಿ ಇವರು ಹುಳಿ ಹಿಂಡುತ್ತಾರೆ.</p> <p>15. ಏಳು ಆಕಾಶಗಳಲ್ಲಿ ವಾಸ್ತವಿಕತೆ ಏನೆಂದು ನಿರ್ಧರಿಸುವುದು ಕಷ್ಟ. ಮನುಷ್ಯ ಎಲ್ಲಾ ಕಾಲಗಳಲ್ಲಿ ಆಕಾಶ ಅಥವಾ ನಭೋಮಂಡಲದ ಬಗ್ಗೆ ತನ್ನ ವೀಕ್ಷಣೆ ಮತ್ತು ಊಹೆಯ ಆಧಾರದಲ್ಲಿ ವಿಭಿನ್ನ ಕಲ್ಪನೆಗಳನ್ನು ಇರಿಸುತ್ತಾ ಬಂದಿದ್ದಾನೆ. ಅದು ನಿರಂತರ ಬದಲಾಗುತ್ತಾ ಬಂದಿದೆ. ಒಟ್ಟಿನಲ್ಲಿ ಅದರ ಅರ್ಥ ಭೂಮಿಯಿಂದ ಹೊರತಾದ ಅಗಾಧ ವಿಶ್ವವನ್ನು ಅಲ್ಲಾಹನು ನಿಖರವಾದ ಏಳು ವಿಭಾಗಗಳಲ್ಲಿ ವಿಂಗಡಿಸಿದ್ದಾನೆ ಅಥವಾ ಭೂಮಿ ವಿಶ್ವದ ಯಾವ ಭಾಗದಲ್ಲಿ ನೆಲೆನಿಂತಿದೆಯೋ, ಅದು ಏಳು ವಿಭಾಗಗಳನ್ನೊಳಗೊಂಡಿದೆ ಎಂದಾಗಿರಬಹುದು.</p> <p>16. ಖಲೀಫ (ಪ್ರತಿನಿಧಿ): ಒಬ್ಬನ ಸೊತ್ತಿನಲ್ಲಿ ಪ್ರತಿನಿಧಿ ಎಂಬ ನೆಲೆಯಲ್ಲಿ ಅವನು ನೀಡಿದ ಅಧಿಕಾರಗಳನ್ನು ಉಪಯೋಗಿಸುವವನು.</p>	

ಕಲಿಸಿದನು. ತರುವಾಯ ಅವರನ್ನು ದೇವಚರರ ಮುಂದೆ ತಂದು ಹೇಳಿದನು, "(ಓರ್ವ ಪ್ರತಿನಿಧಿಯ ನೇಮಕದಿಂದ ವ್ಯವಸ್ಥೆಯು ಕೆಟ್ಟು ಹೋಗುವುದೆಂಬ) ನಿಮ್ಮ ಭಾವನೆಯು ದಿಟವೆಂದಾದರೆ, ಈ ವಸ್ತುಗಳ ಹೆಸರುಗಳನ್ನು ನನಗೆ ತಿಳಿಸಿರಿ"-

قَالَ أَنبِيُّ نِي بِأَسْمَاءٍ هُوَ لَكُمْ إِن كُنْتُمْ صَادِقِينَ ﴿١٠﴾

32. ಅವರು ಹೇಳಿದರು, "ನೀನು ಮಹಾ ಮಹಿಮನು, ನಮಗಂತು ನೀನು ಕಲಿಸಿ ಕೊಟ್ಟಷ್ಟು ಜ್ಞಾನ ಮಾತ್ರ ಇದೆ. ನಿಶ್ಚಯವಾಗಿಯೂ ನೀನು ಜ್ಞಾನಪೂರ್ಣನೂ ಯುಕ್ತಿಪೂರ್ಣನೂ ಆಗಿರುತ್ತೀ."

قَالُوا سُبْحَانَكَ لَا عِلْمَ لَنَا إِلَّا مَا عَلَّمْتَنَا ۚ إِنَّكَ أَنْتَ الْعَلِيمُ الْحَكِيمُ ﴿١١﴾

33. ಆ ಬಳಿಕ ಅಲ್ಫಾಹ್ ಆದಮರೊಡನೆ ಇಂತೆಂದನು- "ನೀನು ಇವರಿಗೆ ಈ ವಸ್ತುಗಳ ಹೆಸರುಗಳನ್ನು ಹೇಳಿ ತೋರಿಸು." ಅವರು(ಆದಮರು) ಅವರಿಗೆ ಅವುಗಳ ನಾಮಗಳನ್ನು ಹೇಳಿ ತೋರಿಸಿದರು. ಆಗ ಅಲ್ಫಾಹನು ಹೀಗೆಂದನು, "ನಿಮಗೆ ಅಗೋಚರವಾಗಿರುವ ಆಕಾಶಗಳ ಮತ್ತು ಭೂಮಿಯ ಎಲ್ಲ ಯಥಾರ್ಥಗಳನ್ನು ನಾನು ಬಲ್ಲವನಾಗಿರುತ್ತೇನೆಂದೂ ನೀವು ಬಹಿರಂಗಗೊಳಿಸುವುದನ್ನೂ ಮರೆಮಾಚುವುದನ್ನೂ ನಾನು ಬಲ್ಲವನಾಗಿರುತ್ತೇನೆಂದೂ ನಿಮ್ಮೊಡನೆ ಹೇಳಿರಲಿಲ್ಲವೇ?"

قَالَ يَا أَدَمُ اقْبِئْهُمْ بِأَسْمَائِهِمْ ۚ فَلَمَّا أَنْبَأَهُمْ بِأَسْمَائِهِمْ قَالَ أَلَمْ أَقُلْ لَكُمْ إِنِّي أَعْلَمُ غَيْبَ السَّمَوَاتِ وَالْأَرْضِ ۖ وَأَعْلَمُ مَا تُبْدُونَ وَمَا كُنْتُمْ تَكْتُمُونَ ﴿١٢﴾

34. ತರುವಾಯ, "ಆದಮರ ಮುಂದೆ ಬಾಗಿರಿ" ಎಂದು ನಾವು ದೇವಚರರಿಗೆ ಆಜ್ಞಾಪಿಸಿದಾಗ- ಎಲ್ಲರೂ ಬಾಗಿದರು. ಆದರೆ ಇಬ್ಲೀಸನು ನಿರಾಕರಿಸಿದನು. ಅವನು ತನ್ನ ಶ್ರೇಷ್ಠತೆಯ ದುರಹಂಕಾರದಲ್ಲಿ ಬಿದ್ದು ಅವಿಧೇಯರಲ್ಲಾದನು.

وإذ قلنا للملائكة اسجدوا لآدم فسجدوا إلا إبليس أبى واستكبر وكَانَ مِنَ الْكَافِرِينَ ﴿١٣﴾

35. ಆ ಬಳಿಕ ನಾವು ಆದಮರೊಡನೆ, "ನೀನು ಮತ್ತು ನಿನ್ನ ಪತ್ನಿ- ಇಬ್ಬರೂ ಸ್ವರ್ಗದಲ್ಲಿರಿ ಮತ್ತು ಅಲ್ಲಿ ನೀವು ಇಚ್ಛಿಸಿದ್ದೆಲ್ಲವನ್ನೂ ಬೇಕಷ್ಟು ಉಣ್ಣಿರಿ. ಆದರೆ, ಆ ವೃಕ್ಷವನ್ನು ಸವಿಯಬಾರದು. ಅನ್ಯಥಾ ಅಕ್ರಮಿಗಳಾಗುವಿರಿ" ಎಂದೆವು.

وَقُلْنَا يَا آدَمُ اسْكُنْ أَنْتَ وَزَوْجُكَ الْجَنَّةَ وَكُلَا مِنْهَا رَغَدًا حَيْثُ شِئْتُمَا وَلَا تَقْرَبَا هَذِهِ الشَّجَرَةَ فَتَكُونَا مِنَ الظَّالِمِينَ ﴿١٤﴾

36. ಕೊನೆಗೆ ಶೈತಾನನು ಅವರಿಬ್ಬರನ್ನೂ ಆ ವೃಕ್ಷದ ಕಡೆಗೆ ಪ್ರೇರೇಪಿಸಿ ನಮ್ಮ ಆಜ್ಞಾಪಾಲನೆಯಿಂದ ತಡೆದುಡಲ್ಲದೆ, ಅವರು ಹಿಂದೆ ಇದ್ದ ಸ್ಥಿತಿಯಿಂದ ಅವರನ್ನು ಹೊರತಂದುಬಿಟ್ಟನು. ಆಗ, "ನೀವಿನ್ನು ಇಲ್ಲಿಂದ ಹೊರಗಿಳಿಯಿರಿ. ನೀವು ಪರಸ್ಪರ ಶತ್ರುಗಳಾಗಿರುತ್ತೀರಿ ಮತ್ತು ನಿಮಗೆ ಒಂದು ನಿರ್ದಿಷ್ಟ ಕಾಲದವರೆಗೆ ಭೂಮಿಯ ಮೇಲಿದ್ದು ಅಲ್ಲಿ ಜೀವಿಸಬೇಕಾದೀತು" ಎಂದು ನಾವು ಆಜ್ಞಾಪಿಸಿದೆವು.

فَأَزَلَّهُمَا الشَّيْطَانُ عَنْهَا فَأَخْرَجَهُمَا مِمَّا كَانَا فِيهِ ۖ وَقُلْنَا اهْبِطُوا بَعْضُكُمْ لِبَعْضٍ عَدُوٌّ وَلَكُمْ فِي الْأَرْضِ مُسْتَقَرٌّ وَمَتَاعٌ إِلَىٰ حِينٍ ﴿١٥﴾

37. ಆಗ ಆದಮ್ ತನ್ನ ಪ್ರಭುವಿನಿಂದ ಕೆಲವು ಮಾತುಗಳನ್ನು ಕಲಿತುಕೊಂಡು ಪಶ್ಚಾತ್ತಾಪ ಪ್ರಕಟಿಸಿದರು. ಅದನ್ನು ಅವರ ಪ್ರಭುವು ಸ್ವೀಕರಿಸಿದನು. ಏಕೆಂದರೆ, ಅವನು ಮಹಾಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

فَتَلَقَىٰ آدَمَ مِنْ رَبِّهِ كَلِمَاتٍ فَتَابَ عَلَيْهِ
إِنَّهُ هُوَ التَّوَّابُ الرَّحِيمُ ﴿٣٧﴾

38. ನಾವಂದೆವು, "ನೀವೆಲ್ಲರೂ ಇಲ್ಲಿಂದ ಹೊರಗಿಳಿಯಿರಿ. ಮುಂದೆ ನನ್ನ ಕಡೆಯಿಂದ ಮಾರ್ಗದರ್ಶನವು ನಿಮ್ಮ ಬಳಿ ಬಂದಾಗ, ಯಾರು ಆ ಮಾರ್ಗದರ್ಶನದಂತೆ ನಡೆಯುವರೋ ಅವರಿಗೆ ಯಾವುದೇ ಭಯ ಮತ್ತು ಚಿಂತೆ ಇರಲಾರದು."

قُلْنَا اهْبِطُوا مِنْهَا جَمِيعًا فَإِمَّا يَأْتِيَنَّكُمْ
مِّنِّي هُدًى فَمَنْ تَبِعَ هُدَايَ فَلَا خَوْفٌ
عَلَيْهِمْ وَلَا هُمْ يَحْزَنُونَ ﴿٣٨﴾

39. ಆ ಮಾರ್ಗದರ್ಶನವನ್ನು ಮಾನ್ಯಮಾಡಲು ನಿರಾಕರಿಸುವವರೂ ನಮ್ಮ 'ದೃಷ್ಟಾಂತ'ಗಳನ್ನು ಸುಳ್ಳಾಗಿಸುವವರೂ ನರಕಾಗ್ನಿಯಲ್ಲಿ ಬೀಳುವವರಾಗಿದ್ದು ಅಲ್ಲಿ ಅವರು ಸದಾ ಕಾಲವೂ ಇರುವರು.

وَالَّذِينَ كَفَرُوا وَكَذَّبُوا بِآيَاتِنَا أُولَٰئِكَ أَصْحَابُ
النَّارِ هُمْ فِيهَا خَالِدُونَ ﴿٣٩﴾

40. ಓ ಇಸ್ರಾಈಲ್ ಸಂತತಿಯವರೇ,¹⁷ ನಾನು ನಿಮಗೆ ದಯಪಾಲಿಸಿದ ನನ್ನ ಕೊಡುಗೆಗಳನ್ನು ಸ್ಮರಿಸಿರಿ. ನನ್ನೊಡನೆ ನೀವು ಮಾಡಿದ ಕರಾರನ್ನು ಪೂರೈಸಿದರೆ ನಿಮ್ಮೊಡನೆ ಮಾಡಿದ್ದ ಕರಾರನ್ನು ನಾನೂ ಪೂರೈಸುವೆನು ಮತ್ತು ನನ್ನನ್ನು ಮಾತ್ರ ಭಯಪಡಿರಿ.

يٰۤاِسْرٰٓءِيْلَ اذْكُرْ وَاِنِعْمَتِي الَّتِي اَنْعَمْتُ
عَلَيْكُمْ وَاَوْفُوا بعهْدِي اَوْفٍ بعهْدِكُمْ
وَالْيٰٓاِى فَارْهَبُوْنِ ﴿٤٠﴾

41. ನಾನು ಕಳುಹಿಸಿದ ಗ್ರಂಥದ ಮೇಲೆ ವಿಶ್ವಾಸವಿಡಿರಿ. ಈ ಗ್ರಂಥವು ಈ ಮೊದಲೇ ನಿಮ್ಮ ಬಳಿಯಲ್ಲಿರುವ ಗ್ರಂಥವನ್ನು ಸಮರ್ಥಿಸುತ್ತದೆ. ಆದುದರಿಂದ ಅದನ್ನು ನಿಷೇಧಿಸುವವರಲ್ಲಿ ನೀವೇ ಮೊದಲಿಗರಾಗಬೇಡಿರಿ. ನನ್ನ ವಚನಗಳನ್ನು ಅಲ್ಪ ಬೆಲೆಗೆ ವಿಕ್ರಯಿಸಬೇಡಿರಿ¹⁸ ಮತ್ತು ನನ್ನ ಕ್ರೋಧಕ್ಕೆ ಭಯಪಡಿರಿ.

وَاٰمِنُوْا بِمَا اَنْزَلْتُ مُصَدِّقًا لِّمَا مَعَكُمْ وَلَا
تَكْفُرُوْا اَوَّلَ كٰفِرِيْهِمْ وَلَا تَشْتَرُوْا بِآيٰتِيْ سَمًا
وَقَلِيْلًا نَّوَابِٓٔٓاِى فَانْقُوتُوْنَ ﴿٤١﴾

42. ಮಿಥ್ಯದ ಬಣ್ಣ ಬಳಿದು ಸತ್ಯವನ್ನು ಸಂದೇಹಾಸ್ಪದವನ್ನಾಗಿ ಮಾಡಬೇಡಿರಿ ಮತ್ತು ತಿಳಿದೂ ತಿಳಿದೂ ಸತ್ಯವನ್ನು ಬಚ್ಚಿಡಲು ಪ್ರಯತ್ನಿಸಬೇಡಿರಿ.

وَلَا تَلْبِسُوا الْحَقَّ بِالْبَاطِلِ وَتَكْتُمُوا الْحَقَّ
وَ اَنْتُمْ تَعْلَمُوْنَ ﴿٤٢﴾

43. ನಮಾಝನ್ನು ಸಂಸ್ಥಾಪಿಸಿರಿ. ಝಕಾತ್ (ಕಡ್ಡಾಯದಾನ) ಕೊಡಿರಿ ಮತ್ತು ನನ್ನ ಮುಂದೆ ಬಾಗುವವರೊಂದಿಗೆ ನೀವೂ ಬಾಗಿರಿ.

وَاقِيْمُوا الصَّلٰوةَ وَاْتُوا الزَّكٰوةَ وَاذْكُرُوْا
مَعَ الرَّكْعِيْنَ ﴿٤٣﴾

17. ಮದೀನಾ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಹೂದಿಯರು ಅಧಿಕ ಸಂಖ್ಯೆಯಲ್ಲಿ ವಾಸವಾಗಿದ್ದರು. ಆದ್ದರಿಂದ ಇದರ ನಂತರ ಅನೇಕ ರುಕೂಅ(ಪರಿಚ್ಛೇದ)ಗಳ ತನಕ ಅವರನ್ನುದ್ದೇಶಿಸಿ ಬೋಧನೆ ನೀಡಲಾಗಿದೆ.

18. ಯಾವ ಲೌಕಿಕ ಲಾಭಗಳಿಗಾಗಿ ಇವರು ಅಲ್ಲಾಪನ ಆದೇಶ ಮತ್ತು ಮಾರ್ಗದರ್ಶನವನ್ನು ನಿರಾಕರಿಸುತ್ತಿದ್ದರು ಅದನ್ನೇ ಇಲ್ಲಿ 'ಅಲ್ಪ ಬೆಲೆ' ಎನ್ನಲಾಗಿದೆ. ಸತ್ಯದ ವಿಕ್ರಯಕ್ಕೆ ಪ್ರತಿಯಾಗಿ ಮಾನವನು ಲೋಕದ ಸಕಲ ಸಂಪತ್ತನ್ನು ಪಡೆದರೂ ಅದು ಅಲ್ಪ ಬೆಲೆಯಾಗಿದೆ. ಏಕೆಂದರೆ ನಿಶ್ಚಯವಾಗಿಯೂ ಸತ್ಯ ಅದಕ್ಕಿಂತ ಶ್ರೇಷ್ಠವಾದುದು.

44. ನೀವು ಇತರರಿಗೆ ಸನ್ಮಾರ್ಗವನ್ನನುಸರಿಸಲು ಉಪದೇಶ ನೀಡುತ್ತೀರಿ. ಆದರೆ ನಿಮ್ಮನ್ನು ನೀವು ಮರೆತೇ ಬಿಡುತ್ತೀರಾ? ವಸ್ತುತಃ ನೀವು ದಿವ್ಯ ಗ್ರಂಥವನ್ನು ಪಠಿಸುತ್ತೀರಿ. ನೀವು ಒಂದಿಷ್ಟೂ ಯೋಚಿಸುವುದಿಲ್ಲವೇ?

أَتَأْمُرُونَ النَّاسَ بِالْبِرِّ وَتَنْسَوْنَ أَنْفُسَكُمْ
وَ أَنْتُمْ تَتْلُونَ الْكِتَابَ أَفَلَا تَعْقِلُونَ ﴿٤٤﴾

45-46. ಸಹನೆ ಮತ್ತು ನಮಾಝ್‌ಗಳಿಂದ ಸಹಾಯ ಪಡೆಯಿರಿ. ಖಂಡಿತವಾಗಿಯೂ ನಮಾಝ್ ಅತ್ಯಂತ ಕಷ್ಟಕರ ಕಾರ್ಯ. ಆದರೆ ಕಟ್ಟಕಡೆಗೆ ತಮ್ಮ ಪ್ರಭುವನ್ನು ಸಂಧಿಸಬೇಕೆಂದೂ ಆತನೆಡೆಗೆ ಮರಳಬೇಕೆಂದೂ ನಂಬಿರುವ ಆಜ್ಞಾಪಾಲಕ ದಾಸರಿಗೆ ಅದು ಕಷ್ಟಕರವಲ್ಲ.

وَاسْتَعِينُوا بِالصَّبْرِ وَالصَّلَاةِ وَإِنَّهَا لَكَبِيرَةٌ
إِلَّا عَلَى الْخَاشِعِينَ ﴿٤٥﴾ الَّذِينَ يَظُنُّونَ أَنَّهُمْ
مُلْقُوا سَرًا بِهِمْ وَأَنَّهُمْ إِلَيْهِ سَرَّحُونَ ﴿٤٦﴾

47. ಓ ಇಸ್ರಾಈಲ್ ಸಂತತಿಯವರೇ, ನಾನು ನಿಮಗೆ ದಯಪಾಲಿಸಿದ್ದ ನನ್ನ ಕೊಡುಗೆಗಳನ್ನೂ ಲೋಕದ ಎಲ್ಲಾ ಜನಾಂಗಗಳ ಮೇಲೆ ನಿಮಗೆ ಶ್ರೇಷ್ಠತೆ ದಯಪಾಲಿಸಿದ್ದುದನ್ನೂ ಸ್ಮರಿಸಿರಿ.¹⁹

يَبْنَئِي إِسْرَائِيلَ أَذْكَرُوا نِعْمَتِي الَّتِي أَنْعَمْتُ
عَلَيْكُمْ وَآيِي فَضَّلْتُكُمْ عَلَى الْعَالَمِينَ ﴿٤٧﴾

48. ಯಾರೂ ಯಾರಿಗೂ ಕಿಂಚಿತ್ತೂ ಸಹಾಯಕನಾಗದ ಆ ದಿನವನ್ನು ಭಯಪಡಿರಿ. ಅಂದು ಯಾವನಿಂದಲೂ ಶಿಫಾರಸು ಸ್ವೀಕರಿಸಲಾಗದು; ಯಾವನಿಂದಲೂ ಪರಿಹಾರ ಪಡೆದು ಬಿಡುಗಡೆ ಮಾಡಲಾಗದು ಮತ್ತು ಅಪರಾಧಿಗಳಿಗೆ ಎಲ್ಲಿಂದಲೂ ಸಹಾಯವೊದಗದು.

وَالنَّوْأَيَوْمًا لَا تَجْرِي نَفْسٌ عَنْ نَفْسٍ شَيْئًا
وَ لَا يُقْبَلُ مِنْهَا شَفَاعَةٌ وَ لَا يُؤْخَذُ مِنْهَا
عَدْلٌ وَ لَا هُمْ يُنصَرُونَ ﴿٤٨﴾

49. ನಾವು ನಿಮ್ಮನ್ನು ಫಿರ್ಫಾನ್‌ನಿ²⁰ಯರ ದಾಸ್ಯದಿಂದ ವಿಮೋಚನೆ ಗೊಳಿಸಿದ ಕಾಲವನ್ನು ಸ್ಮರಿಸಿರಿ. ಅವರು ನಿಮ್ಮನ್ನು ಘೋರ ಯಾತನೆಯಲ್ಲಿ ಸಿಲುಕಿಸಿದ್ದರು. ನಿಮ್ಮ ಗಂಡುಮಕ್ಕಳನ್ನು ಕೊಲೆ ಮಾಡುತ್ತಿದ್ದರು ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ಬದುಕಿರಲು ಬಿಡುತ್ತಿದ್ದರು. ಆ ಪರಿಸ್ಥಿತಿಯಲ್ಲಿ ನಿಮ್ಮ ಪ್ರಭುವಿನ ಕಡೆಯಿಂದ ನಿಮಗೊಂದು ದೊಡ್ಡ ಪರೀಕ್ಷೆ ಎದುರಾಗಿತ್ತು.

وَ إِذْ نَجَّيْنَاكُمْ مِنَ آلِ فِرْعَوْنَ يَسُومُونَكُمْ سُوءًا
الْعَدَاةِ ابْنِ يَدِّ بَنِي إِسْرَائِيلَ وَ يَسْتَجِيبُونَ نِسَاءَكُمْ
وَ فِي ذَلِكُمْ بَلَاءٌ مِنْ سَرِّكُمْ عَظِيمٌ ﴿٤٩﴾

19. ನಿಮ್ಮನ್ನು ಶಾಶ್ವತವಾಗಿ ಜಗತ್ತಿನ ಸಮುದಾಯಗಳಲ್ಲಿ ಶ್ರೇಷ್ಠರಾಗಿ ಮಾಡಲಾಗಿದೆ ಎಂದು ಇದರ ಅರ್ಥವಲ್ಲ. ಒಂದು ಕಾಲದಲ್ಲಿ ಜಗತ್ತಿನ ಸಮುದಾಯಗಳ ಪೈಕಿ ಅಲ್ಲಾಹನ ಸತ್ಯಜ್ಞಾನವನ್ನು ಹೊಂದಿದ ಸಮುದಾಯ ನೀವು ಮಾತ್ರವಾಗಿದ್ದಿರಿ. ಆದ್ದರಿಂದಲೇ ನಿಮ್ಮನ್ನು ಜಾಗತಿಕ ಸಮುದಾಯಗಳ ನಾಯಕರಾಗಿಯೂ ಮಾರ್ಗದರ್ಶಿಗಳನ್ನಾಗಿಯೂ ಮಾಡಲಾಗಿತ್ತು. ದೇವನ ದಾಸ್ಯದ ಕಡೆಗೆ ಎಲ್ಲಾ ಸಮುದಾಯಗಳನ್ನು ಕರೆಯುವ ಮತ್ತು ಅವರನ್ನು ಅದರಲ್ಲಿ ಮುನ್ನಡೆಸುವ ಕರ್ತವ್ಯವನ್ನು ನಿಮಗೆ ನೀಡಲಾಗಿತ್ತು ಎಂಬುದು ಇದರ ಅರ್ಥವಾಗಿದೆ.

20. 'ಅಲ್ ಫಿರ್ಫಾನ್' ಎಂಬ ಪದವನ್ನು ನಾವು ಫಿರ್ಫಾನ್‌ನಿಯರು ಎಂದು ಅನುವಾದಿಸಿದ್ದೇವೆ. ಇದರಲ್ಲಿ ಫಿರ್ಫಾನ್‌ನ ಕುಟುಂಬ ಮತ್ತು ಈಜಿಪ್ಟಿನ ಆಡಳಿತ ವರ್ಗಗಳೆರಡೂ ಸೇರಿವೆ.

50. ನಾವು ಸಮುದ್ರವನ್ನು ಭೇದಿಸಿ ನಿಮಗಾಗಿ ದಾರಿ ಮಾಡಿಕೊಟ್ಟಿ ಸಂದರ್ಭವನ್ನು ಸ್ಮರಿಸಿರಿ. ಬಳಿಕ ನಿಮ್ಮನ್ನು ಅದರೊಳಗಿಂದ ಸುರಕ್ಷಿತವಾಗಿ ಪಾರುಮಾಡಿಸಿದವು ಮತ್ತು ನಿಮ್ಮ ಕಣ್ಣೆದುರಲ್ಲೇ ಫಿರಾಓನಿಯರನ್ನು ಮುಳುಗಿಸಿಬಿಟ್ಟೆವು.

وَإِذْ فَرَقْنَا بِكُمُ الْبَحْرَ فَأَنْجَيْنَاكُمْ وَأَغْرَقْنَا آلَ
فِرْعَوْنَ وَأَنْتُمْ تَنْظُرُونَ ﴿٥٠﴾

51. ನಾವು 'ಮೂಸಾ'ರನ್ನು ನಲವತ್ತು ಆಹೋರಾತ್ರಿಗಳ ಕರಾವಣೆ ಕರಿಸಿಕೊಂಡ ಸಂದರ್ಭವನ್ನು ಸ್ಮರಿಸಿರಿ.²¹ ಅವರಿಲ್ಲದಿರುವಾಗ ನೀವು ಹಸುವಿನ ಕರುವನ್ನು ಆರಾಧ್ಯವನ್ನಾಗಿಸಿಬಿಟ್ಟಿರಿ. ಆಗ ನೀವು ದೊಡ್ಡ ಅಕ್ರಮವನ್ನೇ ಎಸಗಿದ್ದಿರಿ.

وَإِذْ أَعَدْنَا مُوسَىٰ أَرْبَعِينَ لَيْلَةً ثُمَّ اتَّخَذْتُمُ
الْجِبْلَ مِنْ بَعْدِهِ وَأَنْتُمْ ظَالِمُونَ ﴿٥١﴾

52. ಆದರೆ ಇಷ್ಟಾಗಿಯೂ, ಇನ್ನಾದರೂ ನೀವು ಕೃತಜ್ಞರಾಗಬಹುದೆಂದು ನಾವು ನಿಮ್ಮನ್ನು ಕ್ಷಮಿಸಿದವು.

ثُمَّ عَفَوْنَا عَنْكُمْ مِنْ بَعْدِ ذَلِكَ لَعَلَّكُمْ
تَشْكُرُونَ ﴿٥٢﴾

53. (ನೀವು ಅಕ್ರಮವೆಸಗುತ್ತಿದ್ದ ಅದೇ ವೇಳೆಯಲ್ಲಿ) ನಿಮಗೆ ಸನ್ಮಾರ್ಗ ಲಭಿಸಲೆಂದು ಮೂಸಾರಿಗೆ ನಾವು ಗ್ರಂಥವನ್ನೂ ಪುರ್ಕಾನನ್ನೂ²² ನೀಡಿದ್ದ ಸಂದರ್ಭವನ್ನು ಸ್ಮರಿಸಿರಿ.

وَإِذْ آتَيْنَا مُوسَىٰ الْكِتَابَ وَالْفُرْقَانَ
لَعَلَّكُمْ تَهْتَدُونَ ﴿٥٣﴾

54. ಮೂಸಾ (ಈ ಕೊಡುಗೆಯನ್ನು ತೆಗೆದುಕೊಂಡು ಮರಳಿ ಬಂದು) ತನ್ನ ಜನಾಂಗದೊಡನೆ, "ಜನರೇ, ನೀವು ಹಸುವಿನ ಕರುವನ್ನು ಆರಾಧ್ಯವನ್ನಾಗಿ ಸ್ವೀಕರಿಸಿ ನಿಜಕ್ಕೂ ನಿಮ್ಮ ಮೇಲೆ ದೊಡ್ಡ ಅಕ್ರಮವೆಸಗಿದಿರಿ. ಆದುದರಿಂದ ನೀವು ನಿಮ್ಮ ಸೃಷ್ಟಿಕರ್ತನ ಮುಂದೆ ಪಶ್ಚಾತ್ತಾಪ ಪಡಿಸಿ ಮತ್ತು ನಿಮ್ಮ ಜೀವಗಳನ್ನು ನೀವೇ ಸಂಹರಿಸಿರಿ.²³ ಇದರಲ್ಲೇ ನಿಮ್ಮ ಸೃಷ್ಟಿಕರ್ತನ ಬಳಿ ನಿಮಗೆ ಒಳಿತಿದೆ' ಎಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಆಗ ನಿಮ್ಮ ಸೃಷ್ಟಿಕರ್ತನು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಿದನು. ನಿಶ್ಚಯವಾಗಿಯೂ ಆತನು ಬಹಳವಾಗಿ ಪಶ್ಚಾತ್ತಾಪ ಸ್ವೀಕರಿಸುವವನೂ ಕರುಣಾನಿಧಿಯೂ ಆಗಿರುತ್ತಾನೆ.

وَإِذْ قَالَ مُوسَىٰ لِقَوْمِهِ يَا قَوْمِ أَوَلَمْ يَأْتِكُمْ
أَنْفُسُكُمْ فِي آيَاتِكُمْ الْعِجْلُ فَتَوَبُّوا إِلَىٰ بَارِيكُمْ
فَاتَّقُوا أَنفُسَكُمْ ذَلِكُمْ خَيْرٌ لَكُمْ عِنْدَ بَارِيكُمْ
فَتَابَ عَلَيْكُمْ إِنَّهُ هُوَ التَّوَّابُ الرَّحِيمُ ﴿٥٤﴾

55. ನೀವು ಮೂಸಾರೊಡನೆ, "ಓ ಮೂಸಾ, ಅಲ್ಲಾಹನನ್ನು (ಅವನು

وَإِذْ قُلْتُمْ يَا مُوسَىٰ لَنْ نُؤْمِنَ بِكَ حَتَّىٰ نَرَىٰ اللَّهَ

21. ಅಂದರೆ ಈಜಿಪ್ಟ್‌ನಿಂದ ವಿಮೋಚಿತರಾಗಿ ಬನೀಇಸ್ರಾ಼ೀಲರು ಸೀನಾಯ್ ಪರ್ಯಾಯ ದ್ವೀಪವನ್ನು ತಲಪಿದಾಗ ಅಲ್ಲಾಹನು ಹ. ಮೂಸಾರನ್ನು(ಅ) 40 ದಿನಗಳ ಮಟ್ಟಿಗೆ ತೂರ್ ಪರ್ವತಕ್ಕೆ ಕರೆದನು. ಆಗತಾನೆ ಸ್ವತಂತ್ರವಾಗಿದ್ದ ಆ ಸಮುದಾಯಕ್ಕೆ ಶರೀಅತಾನ (ಧರ್ಮಶಾಸ್ತ್ರ) ನಿಯಮ ಹಾಗೂ ವ್ಯಾವಹಾರಿಕ ಜೀವನದ ಮಾರ್ಗದರ್ಶನಗಳನ್ನು ನೀಡುವುದೇ ಅದರ ಉದ್ದೇಶವಾಗಿತ್ತು.

22. 'ಪುರ್ಕಾನಾ' ಎಂದರೆ ಸತ್ಯ-ಮಿಥ್ಯಗಳ ಅಂತರವನ್ನು ಸ್ಪಷ್ಟಪಡಿಸುವ ಸಾಧನವಾಗಿದೆ. ಅಂದರೆ ಮನುಷ್ಯ ಸತ್ಯ-ಮಿಥ್ಯಗಳ ನಡುವೆ ಭೇದ ಕಲ್ಪಿಸಲು ಸಾಧ್ಯವಾಗುವಂತೆ ಮಾಡುವ ಧಾರ್ಮಿಕ ತಿಳುವಳಿಕೆ ಮತ್ತು ಪರಿಚ್ಛಾನ.

23. ಅರ್ಥಾತ್- ನಿಮ್ಮ ಪೈಕಿ ಕರುವನ್ನು ಆರಾಧ್ಯವೆಂದು ಬಗೆದು ಪೂಜಿಸಿದ ವ್ಯಕ್ತಿಗಳನ್ನು ಕೊಲೆ ಮಾಡಿರಿ.

- ನಿಮ್ಮೊಡನೆ ಮಾತಾಡುತ್ತಿರುವುದನ್ನು) ನಾವು ಕಣ್ಣಾರೆ ಕಾಣುವ ತನಕ ನಿಮ್ಮ ಮಾತಿನ ಮೇಲೆ ನಾವು ವಿಶ್ವಾಸವಿಡಲಾರವೆ" ಎಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಆಗ, ನೀವು ನೋಡುತ್ತಿದ್ದಂತೆಯೇ ನಿಮ್ಮ ಮೇಲೊಂದು ಭೀಕರ ಸಿಡಿಲೆರೆಗಿತ್ತು. ನೀವು ನಿರ್ಜೀವಿಗಳಾಗಿ ನೆಲಕ್ಕುರುಳಿದಿರಿ.
56. ಆದರೆ ನೀವು ಈ ಉಪಕಾರದ ಬಳಿಕ ಕೃತಜ್ಞರಾಗಬಹುದೆಂದು ನಿಮ್ಮನ್ನು ನಾವು ಪುನರ್ಜೀವಗೊಳಿಸಿ ಎಬ್ಬಿಸಿದೆವು.
57. ನಾವು ನಿಮ್ಮ ಮೇಲೆ ಮೇಘದ ನೆರಳನ್ನು ಮಾಡಿದೆವು. 'ಮನ್ನಾ' ಮತ್ತು 'ಸಲ್ವಾ'ಗಳ ಆಹಾರವನ್ನು ನಿಮಗೆ ಒದಗಿಸಿದೆವು ಮತ್ತು "ನಾವು ನಿಮಗೆ ದಯಪಾಲಿಸಿರುವ ಶುದ್ಧವಾದ ಪದಾರ್ಥಗಳನ್ನು ಉಣ್ಣಿರಿ" ಎಂದೆವು. ಆದರೆ ನಿಮ್ಮ ಪೂರ್ವಿಕರು ಅಕ್ರಮ ವೆಸಗಿದ್ದುದು ನಮ್ಮ ಮೇಲಲ್ಲ; ಅವರು ತಮ್ಮ ಮೇಲೆಯೇ ಅಕ್ರಮವೆಸಗಿದ್ದರು.
58. ನಾವು ನಿಮ್ಮೊಡನೆ, "(ನಿಮ್ಮ ಮುಂದಿರುವ) ಆ ಗ್ರಾಮದೊಳಗೆ ಪ್ರವೇಶಿಸಿರಿ. ನಿಮಗೆ ಇಷ್ಟ ಬಂದಂತೆ ಅದರ ಉತ್ಪನ್ನವನ್ನು ಸವಿಯಿರಿ. ಆದರೆ ಗ್ರಾಮದ ದ್ವಾರದೊಳಗೆ ಪೊಡಮಡುತ್ತ ಪ್ರವೇಶಿಸಿರಿ ಮತ್ತು ಹಿತ್ತ: ಹಿತ್ತ:24 ಎನ್ನುತ್ತ ಹೋಗಬೇಕು. ನಾವು ನಿಮ್ಮ ಪಾಪಗಳನ್ನು ಕ್ಷಮಿಸುವೆವು ಮತ್ತು ಸದ್ಭಕ್ತರಿಗೆ ಇನ್ನಷ್ಟು ಅನುಗ್ರಹಗಳನ್ನು ನೀಡುವೆವು" ಎಂದ ಸಂದರ್ಭವನ್ನು ಸ್ಮರಿಸಿರಿ.
59. ಆದರೆ ಅಕ್ರಮಿಗಳು ಅವರೊಡನೆ ಹೇಳಲಾಗಿದ್ದ ಮಾತನ್ನು ಬದಲಾಯಿಸಿ ಏನಕ್ಕೇನೋ ಮಾಡಿಬಿಟ್ಟರು. ಕೊನೆಗೆ ನಾವು ಅಕ್ರಮವೆಸಗಿದವರ ಮೇಲೆ ಆಕಾಶದಿಂದ ಯಾತನೆಯನ್ನು ಇಳಿಸಿದೆವು. ಅದು ಅವರು ಮಾಡುತ್ತಿದ್ದ ಆಜ್ಞೋಲ್ಲಂಘನೆಗಳಿಗೆ ಶಿಕ್ಷೆಯಾಗಿತ್ತು.
60. ಮೂಸಾ ತಮ್ಮ ಜನಾಂಗಕ್ಕಾಗಿ ಜಲವನ್ನು ಬೇಡಿದ ಸಂದರ್ಭವನ್ನು ಸ್ಮರಿಸಿರಿ. ಆಗ ನಾವು ಹೇಳಿದೆವು, "ನಿಮ್ಮ ಲಾಠಿಯಿಂದ ಆ

جَهَنَّمَ فَآخَذْنَاكُمْ الضُّبُعَةَ وَأَنْتُمْ تَنْظُرُونَ ﴿٥٦﴾

لَوْ بَعَثْنَاكُمْ مِنْ بَعْدِ مَوْتِكُمْ لَعَلَّكُمْ تَشْكُرُونَ ﴿٥٧﴾

وَوَلَلْنَا عَلَيْهِمُ الْعَمَامَ وَأَنْزَلْنَا عَلَيْمُ الْمَنَّاءَ وَالسَّلْوى كُلَّ آتٍ مِنْ طَيْبَاتٍ مَا رَزَقْنَاكُمْ وَمَا ظَلَمُونَا وَلَكِنْ كَانُوا أَنْفُسَهُمْ يَظْلِمُونَ ﴿٥٨﴾

وَأَذِّنَا إِذْ خَلَوْا هَذِهِ الْقَرْيَةَ فَكُلُوا مِنْهَا حَيْثُ شِئْتُمْ رَغَدًا وَأَذِّنُوا الْبَابَ سُجَّدًا وَقُولُوا حِطَّةً نَعْفُكُمْ لَكُمْ خَطِيئَتِكُمْ وَسَتْرِيذِي الْمُحْسِنِينَ ﴿٥٩﴾

فَبَدَّلَ الَّذِينَ ظَلَمُوا قَوْلًا غَيْرَ الَّذِي قِيلَ لَهُمْ فَأَنْزَلْنَا عَلَى الَّذِينَ ظَلَمُوا رِجْزًا مِنَ السَّمَاءِ بِمَا كَانُوا يَفْسُقُونَ ﴿٦٠﴾

وَإِذْ اسْتَسْقَى مُوسَى لِقَوْمِهِ فَقُلْنَا اضْرِبْ بِعَصَاكَ الْحَجَرَ فَانْفَجَرَتْ مِنْهُ اثْنَتَا

24 'ಹಿತ್ತ:' ಎಂಬ ಪದಕ್ಕೆ ಎರಡು ಅರ್ಥ ಕಲ್ಪಿಸಬಹುದು. ಮೊದಲನೆಯದಾಗಿ ದೇವನಿಂದ ತನ್ನ ತಪ್ಪುಗಳ ಬಗ್ಗೆ ಕ್ಷಮೆ ಯಾಚಿಸುತ್ತಾ ಪ್ರವೇಶಿಸುವುದು. ಎರಡನೆಯದಾಗಿ ಲೂಟಿ ಮತ್ತು ವ್ಯಾಪಕ ಹತ್ಯಾಕಾಂಡದ ಬದಲು ಆ ಪ್ರದೇಶದ ನಿವಾಸಿಗಳಿಗೆ ಸಾರ್ವತ್ರಿಕ ಕ್ಷಮೆಯ ಘೋಷಣೆ ಮಾಡುತ್ತಾ ಪ್ರವೇಶಿಸುವುದು.

ಬಂಡೆಯ ಮೇಲೆ ಹೊಡೆಯಿರಿ." ಆ ಪ್ರಕಾರ ಅದರಿಂದ ಹನ್ನೆರಡು ಚಿಲುಮೆಗಳು ಹೊರ ಚಿಮ್ಮಿದವು. ಪ್ರತಿಯೊಂದು ಗೋತ್ರದವರೂ ತಾವು ನೀರು ಪಡೆಯಬೇಕಾದ ಸ್ಥಳವನ್ನು ಅರಿತುಕೊಂಡರು.²⁵ "ಅಲ್ಲಾಹನು ಕರುಣಿಸಿದ ಆಹಾರವನ್ನು ತಿನ್ನಿರಿ, ಕುಡಿಯಿರಿ ಮತ್ತು ಭೂಮಿಯ ಮೇಲೆ ಅಶಾಂತಿಯನ್ನುಂಟು ಮಾಡದಿರಿ" (ಎಂದು ಆಗ ಬೋಧಿಸಲಾಗಿತ್ತು.)

61. "ಮೂಸಾರವರೇ, ನಾವು ಒಂದೇ ವಿಧದ ಆಹಾರವನ್ನು ಸಹಿಸಲಾರವೆ, ಭೂಮಿಯಲ್ಲಿ ಬೆಳೆಯುವ ಹರಿವೆ, ಕಾಯಿಪಲ್ಲೆ, ಗೋಧಿ, ಬೇಳೆ, ನೀರುಳ್ಳಿ ಇತ್ಯಾದಿಗಳನ್ನು ನಮಗಾಗಿ ಉಂಟು ಮಾಡಲು ನೀವು ನಿಮ್ಮ ಪ್ರಭುವಿನೊಡನೆ ಪ್ರಾರ್ಥಿಸಿರಿ" ಎಂದು ನೀವು ಹೇಳಿದುದನ್ನು ಸ್ಮರಿಸಿರಿ. ಆಗ ಮೂಸಾ ಹೇಳಿದರು, "ನೀವು ಉತ್ಪನ್ನವಾದ ವಸ್ತುಗಳ ಬದಲು ನಿಕೃಷ್ಟ ವಸ್ತುಗಳನ್ನು ಬಯಸುವಿರಾ? ಹಾಗಿದ್ದರೆ ನೀವು ಯಾವುದಾದರೊಂದು ಪಟ್ಟಣದಲ್ಲಿ ಹೋಗಿ ವಾಸಿಸಿರಿ. ನೀವು ಕೇಳುತ್ತಿರುವುದೆಲ್ಲ ಅಲ್ಲಿ ಸಿಗುವುದು." ಕೊನೆಗೆ ನಿಂದೆ ಮತ್ತು ದಾರಿದ್ರ್ಯಗಳು ಅವರನ್ನಾವರಿಸಿದವು ಮತ್ತು ಅವರು ಅಲ್ಲಾಹನ ಕ್ರೋಧಕ್ಕೆ ಪಾತ್ರರಾದರು. ಇದೆಲ್ಲ ಅವರು ಅಲ್ಲಾಹನ ವಚನಗಳನ್ನು ನಿರಾಕರಿಸುತ್ತಿದ್ದುದರ ಮತ್ತು ಪ್ರವಾದಿಗಳನ್ನು ಅನ್ಯಾಯವಾಗಿ ಕೊಲೆಗೈಯುತ್ತಿದ್ದುದರ ಫಲವಾಗಿತ್ತು. ಇದು ಅವರ ಆಜ್ಞೋಲ್ಲಂಘನೆಯ ಮತ್ತು ಧರ್ಮಸೀಮೋಲ್ಲಂಘನೆ ಮಾಡುತ್ತಲೇ ಸಾಗುತ್ತಿದ್ದುದರ ಪರಿಣಾಮವಾಗಿತ್ತು.

62. ನಿಶ್ಚಯವಾಗಿಯೂ ಪೈಗಂಬರರನ್ನು ನಂಬುವವರಿರಲಿ, ಯಹೂದಿಯರಿರಲಿ, ಕ್ರೈಸ್ತರಿರಲಿ, ಸಬಯನರಿರಲಿ, ಯಾರು ಅಲ್ಲಾಹ್ ಮತ್ತು ನಿರ್ಣಾಯಕ (ಪುನರುತ್ಥಾನ) ದಿನದ ಮೇಲೆ ವಿಶ್ವಾಸವಿಟ್ಟು ಸತ್ಕರ್ಮಗಳನ್ನು ಮಾಡುವರೋ ಅವರಿಗೆ ಅದರ ಪ್ರತಿಫಲವು ಅವರ ಪ್ರಭುವಿನ ಬಳಿ ಇದ್ದೇ ಇದೆ. ಅವರಿಗೆ ಯಾವ ಭಯವೂ ವ್ಯಥೆಯೂ ಇಲ್ಲ.²⁶

63. ನಾವು (ತೂರ್) ಪರ್ವತವನ್ನು ನಿಮ್ಮ ಮೇಲೆ ಎತ್ತಿ ಹಿಡಿದು, ನಿಮ್ಮಿಂದ ಬಲವಾದ ಕರಾರನ್ನು ಪಡೆದು, "ನಿಮಗೆ

عَشْرَةَ عَيْنًا قَدْ عَلِمَ كُلُّ أُنَاسٍ مَّشْرَهُمْ
كُلُّوا وَاشْرَبُوا مِنْ رِزْقِ اللَّهِ وَلَا تَعْتُوا
فِي الْأَرْضِ مُفْسِدِينَ ﴿٢٥﴾

وَإِذْ قُلْتُمْ يُوسُفُ لَنْ نَصْبِرَ عَلَىٰ طَعَامٍ وَاحِدٍ
فَادْعُ لَنَا رَبَّكَ يُخْرِجْ لَنَا مِمَّا تُنْبِتُ الْأَرْضُ
مِنْ بَقْلِهَا وَفِثَائِهَا وَفُؤَيْهَا وَعَدَسَٰهَا وَبَصَلَهَا
قَالَ أَسْتَبْدُونَ الَّذِي هُوَ أَدْنَىٰ بِالَّذِي هُوَ
خَيْرٌ إِيَّاهُمْ صِرَافًا إِنَّكُمْ مَّا سَأَلْتُمُوهُ
ضَرِبْتُمْ عَلَيْهِمُ الدَّالَةَ وَالْمُسَكَّنَةَ وَبَاءَ وَ
بِعَضْبٍ مِّنَ اللَّهِ ذَٰلِكَ بِأَنَّهُمْ كَانُوا يَكْفُرُونَ
بِآيَاتِ اللَّهِ وَيَقْتُلُونَ النَّبِيِّنَّ بِغَيْرِ الْحَقِّ
ذَٰلِكَ بِمَا عَصَوْا وَأَكَانُوا يَعْتَدُونَ ﴿٢٦﴾

إِنَّ الَّذِينَ آمَنُوا وَالَّذِينَ هَادُوا وَاللَّهْرِي
وَالصَّبِيَّةَ مَنْ آمَنَ بِاللَّهِ وَالْيَوْمِ الْآخِرِ
وَعَمِلُوا صَالِحًا فَلَهُمْ أَجْرُهُمْ عِنْدَ رَبِّهِمْ
وَلَا خَوْفٌ عَلَيْهِمْ وَلَا هُمْ يَحْزَنُونَ ﴿٢٦﴾

وَإِذْ أَخَذْنَا مِيثَاقَكُمْ وَرَفَعْنَا فَوْقَكُمُ
الطُّورَ طُحُّوْا مَا آتَيْنَاكُمْ بِقُوَّةٍ وَاذْكُرُوا

25. ಬನೀಇಸ್ರಾಕೀಲರಲ್ಲಿ ಹನ್ನೆರಡು ಗೋತ್ರಗಳಿದ್ದವು. ಅವರ ನಡುವೆ ನೀರಿಗಾಗಿ ಜಗಳವಾಗದಿರಲೆಂದು ಅಲ್ಲಾಹನು ಪ್ರತಿಯೊಂದು ಗೋತ್ರಕ್ಕೆ ಪ್ರತ್ಯೇಕ ಚಿಲುಮೆಯನ್ನು ಹೊರಡಿಸಿದನು.

<p>ನೀಡಲಾಗುತ್ತಿರುವ ಗ್ರಂಥವನ್ನು ಭದ್ರವಾಗಿ ಆಧರಿಸಿಕೊಳ್ಳಿರಿ ಮತ್ತು ಅದರಲ್ಲಿ ಉಲ್ಲೇಖಿಸಿರುವ ಆಜ್ಞೆಗಳನ್ನೂ ಬೋಧನೆಗಳನ್ನೂ ನೆನಪಿಟ್ಟುಕೊಳ್ಳಿರಿ; ಅದರ ಮೂಲಕವೇ ನೀವು ಧರ್ಮನಿಷ್ಠೆಯ ಪಥದಲ್ಲಿ ನಡೆಯಬಲ್ಲಿರಿ" ಎಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ.</p>	<p>مَا فِيهِ لَعَلَّكُمْ تَتَّقُونَ ﴿٣٧﴾</p>
<p>64. ಆದರೆ ಆ ಬಳಿಕ ನೀವು ನಿಮ್ಮ ಕರಾರಿನಿಂದ ವಿಮುಖರಾದಿರಿ. ಆದರೂ ಅಲ್ಲಾಹನ ಅನುಗ್ರಹವೂ, ದಯೆಯೂ ನಿಮ್ಮನ್ನು ಬಿಡಲಿಲ್ಲ. ಅನ್ಯಥಾ ನೀವು ಎಂದೋ ನಾಶವಾಗುತ್ತಿದ್ದಿರಿ.</p>	<p>ثُمَّ تَوَلَّيْتُمْ مِّنْ بَعْدِ ذَلِكَ فَلَوْلَا فَضْلُ اللَّهِ عَلَيْكُمْ وَرَحْمَتُهُ لَكُنْتُمْ مِنَ الْخٰسِرِينَ ﴿٣٨﴾</p>
<p>65. ನಿಮ್ಮ ಜನಾಂಗದವರ ಪೈಕಿ 'ಸಬ್ತ'²⁷ನ ನಿಯಮವನ್ನು ಮುರಿದವರ ವಿಷಯ ನಿಮಗೆ ತಿಳಿದೇ ಇದೆ. ನಾವು ಅವರೊಡನೆ, "ನೀವು ಕಪಿಗಳಾಗಿ ಮತ್ತು ಎಲ್ಲ ಕಡೆಗಳಿಂದಲೂ ಧಿಕ್ಕರಿಸಲ್ಪಡುವ ಸ್ಥಿತಿಯಲ್ಲಿ ನೀವಿರಿ" ಎಂದು ಹೇಳಿದೆವು.</p>	<p>وَلَقَدْ عَلِمْتُمُ الَّذِينَ اٰتَيْنَا مِنْكُمْ فِي السَّبْتِ فَقُلْنَا لَهُمْ كُونُوا قِرَدَةً خٰسِرِينَ ﴿٣٩﴾</p>
<p>66. ಹೀಗೆ ನಾವು ಆ ಘಟನೆಯನ್ನು ಅಂದಿನವರಿಗೂ ಮುಂದಿನವರಿಗೂ ಒಂದು ನಿದರ್ಶನವನ್ನಾಗಿಯೂ ಭಯಪಡುವವರಿಗೆ ಉಪದೇಶ ವನ್ನಾಗಿಯೂ ಮಾಡಿದೆವು.</p>	<p>فَجَعَلْنٰهَا نَكَالًا لِّمَا بَيْنَ يَدَيْهَا وَمَا خَلْفَهَا وَمَوْعِظَةً لِّلْمُتَّقِينَ ﴿٤٠﴾</p>
<p>67. ಮೂಸಾ ತನ್ನ ಜನಾಂಗದೊಡನೆ, "ಒಂದು ಗೋವನ್ನು ಬಲಿದಾನ ಕೊಡಲು ಅಲ್ಲಾಹನು ನಿಮಗೆ ಆಜ್ಞಾಪಿಸುತ್ತಾನೆ" ಎಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಅವರಂದರು, "ನೀವು ನಮ್ಮನ್ನು ಅಣಕಿಸುತ್ತೀರಾ?" ಆಗ ಮೂಸಾ, "ಮೂಢರಂತಾಡುವುದರ ಬಗ್ಗೆ ನಾನು ಅಲ್ಲಾಹನ ಅಭಯವನ್ನು ಯಾಚಿಸುತ್ತೇನೆ" ಎಂದರು.</p>	<p>وَ اِذْ قَالَ مُوسٰى لِقَوْمِهِ اِنَّ اللّٰهَ يٰۤاْمُرُكُمْ اَنْ تَعْبُدُوْا بَعْرَةً قَالُوْۤا اَتَتَّخِذُنَا هُرُوْدًا قَالِ اَعُوْذُ بِاللّٰهِ اَنْ اَكُوْنَ مِنَ الْجٰهِلِيْنَ ﴿٤١﴾</p>
<p>26. ವಾಕ್ಯರಣಿಯನ್ನು ಗಮನಿಸಿದರೆ, ಯಾವ್ಯಾವ ವಿಷಯಗಳ ಮೇಲೆ ಮಾನವ ವಿಶ್ವಾಸವಿಡಬೇಕು ಮತ್ತು ಎಂತಹ ಕರ್ಮಗಳನ್ನು ಎಸಗಿದರೆ ಅವನು ದೇವನ ಬಳಿ ಪುಣ್ಯಕ್ಕೆ ಅರ್ಹನಾಗುವನು ಎಂಬ 'ವಿಶ್ವಾಸ ಮತ್ತು ಸತ್ಕರ್ಮ'ದ ವಿವರಗಳನ್ನು ನೀಡುವುದು ಇದರ ಉದ್ದೇಶವಲ್ಲವೆಂದು ತಾನಾಗಿಯೇ ವ್ಯಕ್ತವಾಗುತ್ತದೆ. ಯಹೂದಿಯರು ಮಾತ್ರವೇ ಮೋಕ್ಷದ ಗುತ್ರೇದಾರರು ಎಂಬ ಅವರ ಮಿಥ್ಯಾಭಿಮಾನವನ್ನು ನಿರಾಕರಿಸುವುದು ಇದರ ಉದ್ದೇಶವಾಗಿದೆ. ಅವರ ಕೂಟಕ್ಕೆ ಸೇರಿದವರು ವಿಶ್ವಾಸ ಮತ್ತು ಕರ್ಮದ ದೃಷ್ಟಿಯಿಂದ ಎಂತಹವರೇ ಆಗಿದ್ದರೂ ಮೋಕ್ಷ ಅವರ ಕಟ್ಟಿಟ್ಟ ಬುತ್ತಿ ಎಂಬ ಭ್ರಮೆಗೆ ಅವರು ಈಡಾಗಿದ್ದರು. ಅವರ ಪ್ರಕಾರ, ಅವರ ಕೂಟದಿಂದ ಹೊರಗಿರುವವರೆಲ್ಲರೂ ನರಕದ ಇಂಧನವಾಗಲಿಕ್ಕಾಗಿಯೇ ಸೃಷ್ಟಿಸಲ್ಪಟ್ಟವರಾಗಿದ್ದಾರೆ. ಈ ತಪ್ಪು ತಿಳುವಳಿಕೆಯನ್ನು ನೀಗಿಸಲಿಕ್ಕಾಗಿ- ಅಲ್ಲಾಹನ ಬಳಿ ನಿಮ್ಮ ಗುಂಪುಗಾರಿಕೆಗೆ ಮಹತ್ವವಿಲ್ಲ. ಅಲ್ಲಿ ಸತ್ಯವಿಶ್ವಾಸ ಮತ್ತು ಸತ್ಕರ್ಮವನ್ನು ಮಾತ್ರ ಪರಿಗಣಿಸಲಾಗುತ್ತದೆ. ಅದರೊಂದಿಗೆ ತನ್ನ ಪ್ರಭುವಿನ ಮುಂದೆ ಹಾಜರಾಗುವವನೇ ತನ್ನ ಪ್ರತಿಫಲ ಪಡೆಯುವನು. ದೇವನ ಬಳಿ ನಿಮ್ಮ ಗುಣವಿಶೇಷತೆಗಳ ಆಧಾರದಲ್ಲಿ ತೀರ್ಮಾನವಾಗುತ್ತದೆಯೇ ಹೊರತು ನಿಮ್ಮ ಜನಗಣತಿಯ ದಾಖಲೆಗಳ ಆಧಾರದಲ್ಲಲ್ಲ ಎಂದು ಹೇಳಲಾಗಿದೆ.</p> <p>27. 'ಸಬ್ತ' ಎಂದರೆ ಶನಿವಾರ. ಶನಿವಾರವನ್ನು ವಿಶ್ರಾಂತಿ ಮತ್ತು ಆರಾಧನೆಗಾಗಿ ಮಿಸಲಿಸಬೇಕೆಂದು ಬನೀಇಸ್ರಾ'ಕಾಲಿಗೆ ವಿಧಿಸಲಾಗಿತ್ತು. ಆ ದಿನ ಲೌಕಿಕ ಕೆಲಸವನ್ನೂ ಮಾಡಬಾರದು. ಅಡುಗೆಯ ಕೆಲಸವನ್ನು ತಾನೂ ಮಾಡಬಾರದು, ಸೇವಕರಿಂದಲೂ ಮಾಡಿಸಬಾರದು ಎಂಬ ನಿಯಮವಿತ್ತು.</p>	

68. ಅವರಂದರು, "ಆ ಗೋವಿನ ಸ್ವಲ್ಪ ವಿವರವನ್ನು ನಮಗೆ ತಿಳಿಸಿ ಕೊಡಬೇಕೆಂದು ನಿಮ್ಮ ಪ್ರಭುವಿನೊಡನೆ ಬೇಡಿರಿ." ಆಗ ಮೂಸಾ, "ಆ ಗೋವು ಹೆಚ್ಚು ಪ್ರಾಯವಾದುದೂ ಆಗಿರಬಾರದು, ಎಳೆಕರುವೂ ಆಗಿರಬಾರದು; ನಡುಹರೆಯದ್ದಾಗಿರಬೇಕೆಂದು ಅಲ್ಲಾಹ್ ಆಜ್ಞಾಪಿಸುತ್ತಾನೆ. ಆದ ಕಾರಣ ನಿಮಗೆ ಆಜ್ಞಾಪಿಸಿದಂತೆ ವರ್ತಿಸಿರಿ" ಎಂದರು.

قَالُوا ادْعُ لَنَا رَبَّكَ يُبَيِّنْ لَنَا مَا هِيَ قَالَ
إِنَّهُ يَقُولُ إِنَّهَا بَقَرَةٌ لَا فَارِصٌ وَلَا يُوْطِئُ
عَوَانٌ بَيْنَ ذَلِكَ فَاعْلَمُوا مَا تُوْمَرُونَ ﴿٦٨﴾

69. ಮತ್ತೆ ಅವರು, "ಅದರ ಬಣ್ಣ ಯಾವುದಾಗಿರಬೇಕೆಂದೂ ನಿಮ್ಮ ಪ್ರಭುವಿನೊಡನೆ ಕೇಳಿರಿ" ಎಂದರು. ಆಗ ಮೂಸಾ, "ಅದು ಪ್ರೇಕ್ಷಕರ ಕಣ್ಮನಗಳನ್ನು ತಣಿಸುವಂತಹ ಹೊಂಬಣ್ಣದ ಗೋವಾಗಿರಬೇಕೆಂದು ಅವನು ಹೇಳುತ್ತಾನೆ" ಎಂದರು.

قَالُوا ادْعُ لَنَا رَبَّكَ يُبَيِّنْ لَنَا مَا لَوْنُهَا قَالَ
إِنَّهُ يَقُولُ إِنَّهَا بَقَرَةٌ صَفْرَاءٌ فَاقِعٌ لَوْنُهَا
تَسْرُّ النُّظُرِينَ ﴿٦٩﴾

70. ಪುನಃ ಅವರು, "ಅದು ಯಾವ ತರದ್ದೆಂದು ಸ್ಪಷ್ಟವಾಗಿ ವಿವರಿಸಲಿ. ಅದನ್ನು ಗುರುತಿಸುವ ಬಗ್ಗೆ ನಮಗೆ ಬಹಳ ಸಂದೇಹವುಂಟಾಗಿದೆ. ಅಲ್ಲಾಹನು ಇಚ್ಛಿಸಿದರೆ ನಾವು ಅದನ್ನು ಗುರುತಿಸುವೆವು" ಎಂದರು.

قَالُوا ادْعُ لَنَا رَبَّكَ يُبَيِّنْ لَنَا مَا هِيَ إِنَّ الْبَقَرَ
تَشْبَهُ عَلَيْهَا وَإِنَّا إِن شَاءَ اللَّهُ لَمُهْتَدُونَ ﴿٧٠﴾

71. ಆಗ ಮೂಸಾ, "ಆ ಗೋವು ಉಳುವುದಕ್ಕಾಗಲಿ ಕೃಷಿಗೆ ನೀರೆತ್ತಲಿಕ್ಕಾಗಲಿ ಯಾವ ಸೇವೆಗೂ ಉಪಯೋಗಿಸಲ್ಪಡದ್ದೂ, ಸರ್ವಾಂಗ ಸಂಪೂರ್ಣವೂ, ದೋಷರಹಿತವೂ ಆಗಿರಬೇಕೆಂದು ಆತನು ಹೇಳುತ್ತಾನೆ" ಎಂದು ಉತ್ತರವಿತ್ತರು. ಆಗ ಅವರು, "ಈಗ ನೀವು ಅದರ ಸರಿಯಾದ ಪರಿಚಯ ಮಾಡಿಕೊಟ್ಟಿರಿ" ಎಂದು ಸಾರಿದರು. ಆ ಬಳಿಕ ಅವರು ಅದರ ಬಲಿದಾನ ಮಾಡಿದರು. ಅನ್ಯಥಾ ಅವರು ಹಾಗೆ ಮಾಡುವಂತೆ ತೋರುತ್ತಿರಲಿಲ್ಲ.²⁸

قَالَ إِنَّهُ يَقُولُ إِنَّهَا بَقَرَةٌ لَا ذَلُولٌ تُثِيرُ
الْأَرْضَ وَلَا تَسْقِي الْحَرْثَ مُسَلَّمَةٌ لَا شِيَةَ
فِيهَا قَالُوا لَوْ كُنَّا نَعْلَمُونَ بِمَا كَانُوا
فَاعِلِينَ لَأَخَذُوا مِمَّا سَوَّاهُمْ وَضَحَّوْهُمُ
وَمَا كَانُوا لِيَفْعَلُونَ ﴿٧١﴾

72. ನೀವು ಒಬ್ಬನನ್ನು ಕೊಲೆಮಾಡಿ ಆ ಬಳಿಕ ಜಗಳಾಡಲಿಕ್ಕೂ ಒಬ್ಬರಿನ್ನೊಬ್ಬರ ಮೇಲೆ ಆರೋಪ ಹೊರಿಸಲಿಕ್ಕೂ ತೊಡಗಿದ ಆ ಸಂದರ್ಭ ನಿಮಗೆ ನೆನಪಿದೆಯೇ? ಆದರೆ ನೀವು ಬಚ್ಚಿಟ್ಟಿದ್ದನ್ನು ಬಯಲಿಗೆಳೆಯಬೇಕೆಂದು ಅಲ್ಲಾಹ್ ನಿರ್ಧರಿಸಿದ್ದನು.

وَإِذْ قَتَلْتُمْ نَفْسًا فَادْرَأْتُمْ فِيهَا وَاللَّهُ مُخْرِجٌ
مَّا كُنْتُمْ تَكْتُمُونَ ﴿٧٢﴾

28. ಬನೀಇಸ್ರಾಕೀಲರಿಗೆ ಈಜಿಪ್ಟ್ ಮತ್ತು ನೆರೆಹೊರೆಯ ಸಮುದಾಯಗಳಿಂದಾಗಿ ಗೋವಿನ ಬಗ್ಗೆ ಪವಿತ್ರ ಭಾವನೆ ಮತ್ತು ಗೋಪೂಚೆಯ ಸೋಂಕು ತಗಲಿತ್ತು. ಆದ್ದರಿಂದ ಈಜಿಪ್ಟಿನಿಂದ ಹೊರಡುತ್ತಲೇ ಅವರು ಕರುವನ್ನು ಆರಾಧ್ಯ ವಸ್ತುವಾಗಿ ಮಾಡಿಕೊಂಡಿದ್ದರು. ಆದ್ದರಿಂದ ಗೋವನ್ನು ಸಂಹರಿಸುವಂತೆ ಅವರಿಗೆ ಆದೇಶ ನೀಡಲಾಯಿತು. ಅವರು ನೆಪಗಳನ್ನೊಡ್ಡಲು ಪ್ರಯತ್ನಿಸಿದರು ಮತ್ತು ವಿವರ

73. ಆಗ ನಾವು, ಕೊಲ್ಲಲ್ಪಟ್ಟವನ ಶವಕ್ಕೆ ಅದರ ಮಾಂಸದ ಒಂದು ಭಾಗದಿಂದ ತಟ್ಟಿರಿ ಎಂದು ಆಜ್ಞಾಪಿಸಿದೆವು. ನೋಡಿರಿ, ಇದೇ ರೀತಿ ಅಲ್ಲಾಹನು ಮೃತರನ್ನು ಸಜೀವಗೊಳಿಸುತ್ತಾನಲ್ಲದೆ ನಿಮಗೆ ವಿವೇಚಿಸಲಿಕ್ಕಾಗಿ ತನ್ನ ದೃಷ್ಟಾಂತಗಳನ್ನೂ ತೋರಿಸಿಕೊಡುತ್ತಾನೆ.

فَلَمَّا أَضْرَبُوهُ بَعْضَهَا كَذَلِكَ يُحْيِي اللَّهُ
الْمَوْتَىٰ وَيُرِيكُمْ آيَاتِهِ لَعَلَّكُمْ تَعْقِلُونَ ﴿٧٣﴾

74. ಆದರೆ ಇಂತಹ ದೃಷ್ಟಾಂತಗಳನ್ನು ಕಂಡ ಮೇಲೂ ನಿಮ್ಮ ಹೃದಯಗಳು ಕಠೋರವಾದುವು- ಕಲ್ಲು ಬಂಡೆಗಳಂತೆ, ಮಾತ್ರವಲ್ಲ ಕಾರಿಣ್ಯದಲ್ಲಿ ಅವುಗಳಿಗಿಂತಲೂ ಅಧಿಕ. ಏಕೆಂದರೆ, ಕೆಲವು ಕಲ್ಲುಗಳಿಂದ ಚಿಲುಮೆಗಳು ಚಿಮ್ಮಿ ಹರಿಯುತ್ತವೆ. ಕೆಲವು ಒಡೆಯುತ್ತವೆ ಮತ್ತು ಅವುಗಳಿಂದ ನೀರು ಹರಿದು ಬರುತ್ತದೆ. ಮತ್ತಿನ್ನು ಕೆಲವು ದೇವಭಯದಿಂದ ಕಂಪಿಸಿ ಉರುಳಿ ಬೀಳುತ್ತವೆ. ಅಲ್ಲಾಹ್ ನಿಮ್ಮ ಕರ್ಮಗಳ ಬಗ್ಗೆ ಅಲಕ್ಷ್ಯನಾಗಿಲ್ಲ.

ثُمَّ قَسَتْ قُلُوبُكُمْ مِنْ بَعْدِ ذَلِكَ فَهِيَ
كَالْحِجَارَةِ أَوْ أَشَدَّ قَسْوَةً وَإِنَّ مِنَ الْحِجَارَةِ
لَمَا يَتْفَجِرُ مِنْهُ الْأَنْهَارُ وَإِنَّ مِنْهَا لَمَاءٌ يَشْفَقُنَّ
فَيَخْرِجُ مِنْهُ الْمَاءَ وَإِنَّ مِنْهَا لَمَاءٌ يَهْبِطُ مِنْ
خَشْيَةِ اللَّهِ وَمَا اللَّهُ بِغَافِلٍ عَمَّا تَعْمَلُونَ ﴿٧٤﴾

75. ಓ ಮುಸ್ಲಿಮರೇ, ಇವರು ನಿಮ್ಮ ಆಹ್ವಾನದ ಮೇಲೆ ವಿಶ್ವಾಸವಿರಿಸುವರೆಂದು ನಿರೀಕ್ಷಿಸುತ್ತೀರಾ? ವಸ್ತುತಃ ಅವರ ಪೈಕಿ ಒಂದು ವರ್ಗವು ಅಲ್ಲಾಹನ ವಾಣಿಯನ್ನು ಕೇಳಿ ಅದನ್ನು ಚೆನ್ನಾಗಿ ಅರಿತುಕೊಂಡ ಬಳಿಕವೂ ಬೇಕು ಬೇಕೆಂದೇ ಅದರಲ್ಲಿ ಪರಿವರ್ತನೆ ಮಾಡುವ ರೂಢಿಯನ್ನಿಟ್ಟುಕೊಂಡಿತು.

أَفَتَعْظُمُونَ أَنْ يُؤْمِنُوا بِالْكُمْ وَقَدْ كَانَ فَرِيقٌ
مِنْهُمْ يَسْمَعُونَ كَلِمَ اللَّهِ ثُمَّ يَحْرِفُونَهُ مِنْ بَعْدِ
مَا عَقَلُوهُ وَهُمْ يَعْلَمُونَ ﴿٧٥﴾

76. ಅವರು (ಪ್ರವಾದಿ ಮುಹಮ್ಮದ್‌ರ ಮೇಲೆ) ವಿಶ್ವಾಸವಿಟ್ಟವರನ್ನು ಸಂಧಿಸಿದಾಗ, "ನಾವು ಅವರ ಮೇಲೆ ವಿಶ್ವಾಸವಿಟ್ಟಿದ್ದೇವೆ" ಎನ್ನುತ್ತಾರೆ. ಆದರೆ ಅವರೇ ಪರಸ್ಪರ ಏಕಾಂತದಲ್ಲಿ ಭೇಟಿಯಾದಾಗ, "ನೀವು ಮೂರ್ಖರಾಗಿದ್ದೀರಾ? ಅಲ್ಲಾಹ್ ನಿಮಗೆ ವ್ಯಕ್ತಗೊಳಿಸಿದ ಸಂಗತಿಯನ್ನು ಅವರಿಗೆ ಹೇಳಿಕೊಟ್ಟು, ಅವರು ಅದನ್ನೇ ನಿಮ್ಮ ಪ್ರಭುವಿನ ಬಳಿ ನಿಮ್ಮ ವಿರುದ್ಧ ಆಧಾರವಾಗಿ ತರುವಂತೆ ಮಾಡುತ್ತೀರಾ?" ಎನ್ನುತ್ತಾರೆ.

وَإِذْ اتَّخَذُوا الذِّينَ آمَنُوا قَالُوا آمَنَّا وَإِذَا خَلَا بَعْضُهُمْ
إِلَىٰ بَعْضٍ قَالُوا أَتُحَدِّثُونَهُمْ بِمَا فَتَحَ اللَّهُ عَلَيْكُمْ
لِيُجَاجِلُوهُ بِهٖ عِنْدَ رَبِّكُمْ أَفَلَا تَعْقِلُونَ ﴿٧٦﴾

77. ಅವರು ಬಚ್ಚಿಡುವುದನ್ನೂ, ಬಹಿರಂಗಗೊಳಿಸುವುದನ್ನೂ ಅಲ್ಲಾಹ್ ಅರಿಯುತ್ತಾನೆಂದು ಅವರು ತಿಳಿದಿಲ್ಲವೇ?

أَوْ لَا يَعْلَمُونَ أَنَّ اللَّهَ يَعْلَمُ مَا يُسِرُّونَ وَمَا يُعْلِنُونَ ﴿٧٧﴾

ಕೇಳತೊಡಗಿದರು. ಆದರೆ ವಿವರಗಳನ್ನು ಕೇಳುತ್ತಾ ಹೋದಂತೆ ಅವರು ಇಕ್ಕಟ್ಟಿಗೆ ಸಿಲುಕುತ್ತಾ ಹೋದರು. ಕೊನೆಗೆ ಬೊಟ್ಟು ಮಾಡಿ ತೋರಿಸುವಂತೆ, ಆ ಕಾಲದಲ್ಲಿ ಪೂಜೆಗಾಗಿಯೇ ವಿಸ್ತರಿಸಲಾಗುತ್ತಿದ್ದ ಹೊಂಬಣ್ಣದ ಆ ವಿಶಿಷ್ಟ ಗೋವನ್ನು ಸಂಹರಿಸುವಂತೆ ಹೇಳಲಾಯಿತು.

29. ಆಗ ತಾನೇ ಪ್ರವಾದಿ ಮುಹಮ್ಮದ್‌ರ(ಸ) ಮೇಲೆ ವಿಶ್ವಾಸವಿಟ್ಟಿದ್ದ ನವ-ಮುಸ್ಲಿಮರನ್ನುದ್ದೇಶಿಸಿ ಈ ಮಾತು ಹೇಳಲಾಗಿದೆ. ಅವರು ಮೊದಲಿನಿಂದಲೂ ಪ್ರವಾದಿತ್ವ, ದೇವಗ್ರಂಥ, ದೇವಚರರು, ಪರಲೋಕ ಮತ್ತು ಶರೀಅತ್(ಧರ್ಮಶಾಸ್ತ್ರ) ಮುಂತಾದ ವಿಚಾರಗಳನ್ನು ತಮ್ಮ ನೆರೆಹೊರೆಯ ಯಹೂದಿಯರ ಮೂಲಕವೇ ಕೇಳಿದ್ದರು. ಆದ್ದರಿಂದ, ಯಾರು ಮೊದಲಿನಿಂದಲೇ ಪ್ರವಾದಿ ಮತ್ತು ದೈವಿಕ ಗ್ರಂಥಗಳ ಹಿಂಬಾಲಕರಾಗಿರುವರೋ ಮತ್ತು ಯಾರು ಸೂಚನೆಯ ಮೂಲಕ ನಮಗೆ ಸತ್ಯವಿಶ್ವಾಸದ ಸೌಭಾಗ್ಯ ದೊರೆತಿದೆಯೋ, ಅವರು ಖಂಡಿತ ನಮಗೆ ನೆರೆವಾಗುವರು ಮಾತ್ರವಲ್ಲ ಈ ಹಾದಿಯಲ್ಲಿ ಅವರು ಮುಂಚೂಣಿಯಲ್ಲಿರುವರು ಎಂದು ಅವರು ನಿರೀಕ್ಷಿಸುತ್ತಿದ್ದರು.

78. ಅವರ ಪೈಕಿ ಇನ್ನೊಂದು ಪಂಗಡವು ನಿರಕ್ಷರಿಗಳಿದ್ದಿದೆ. ಅವರು ಗ್ರಂಥಜ್ಞಾನವನ್ನೇನೂ ಹೊಂದಿರುವುದಿಲ್ಲ. ಕೇವಲ ತಮ್ಮ ನಿರಾಧಾರ ಭರವಸೆ ಹಾಗೂ ಆಕಾಂಕ್ಷೆಗಳಲ್ಲಿದ್ದುಕೊಂಡು ಕೆಲವು ಊಹಾಪೋಹಗಳಲ್ಲೇ ನಿರತರಾಗಿದ್ದಾರೆ.

وَمِنْهُمْ أُمِّيُونَ لَا يَتْلُونَ الْكِتَابَ إِلَّا أَمَانًا
وَإِنْ هُمْ إِلَّا يَبْطُلُونَ ﴿٧٨﴾

79. ಆದುದರಿಂದ ಸ್ವಹಸ್ತಗಳಿಂದ ಧಾರ್ಮಿಕ ಗ್ರಂಥಗಳನ್ನು ಬರೆದು, ಅದರಿಂದ ತುಚ್ಛ ಪ್ರತಿಫಲ ಪಡೆಯುವ ಸಲುವಾಗಿ, "ಇದು ಅಲ್ಲಾಹನ ಕಡೆಯಿಂದ ಬಂದಿದೆ" ಎಂದು ಹೇಳುವವರಿಗೆ ವಿನಾಶ ಕಾದಿದೆ. ಅವರ ಕೈಗಳಿಂದ ಬರೆಯಲ್ಪಟ್ಟಿರುವ ಕೃತಿಯೂ ಅವರ ಪಾಲಿಗೆ ವಿನಾಶಕಾರಿಯಾಗಿದೆ ಮತ್ತು ಅವರ ಈ ಸಂಪಾದನೆಯೂ ಅವರಿಗೆ ವಿನಾಶಕಾರಿಯಾಗಿದೆ.

قَوْلٌ لِلَّذِينَ يَكْتُبُونَ الْكِتَابَ بِأَيْدِيهِمْ ثُمَّ
يَقُولُونَ هَذَا مِنْ عِنْدِ اللَّهِ لِيَشْتَرُوا بِهِ ثَمَنًا
قَلِيلًا قَوْلٌ لَهُمْ مِمَّا كَتَبَتْ أَيْدِيهِمْ
وَوَيْلٌ لَهُمْ مِمَّا يَكْسِبُونَ ﴿٧٩﴾

80. ಅವರು, "ನಮಗೆ ಸಿಕ್ಕಿದರೂ ಕೇವಲ ಕೆಲವೇ ದಿನಗಳ ಶಿಕ್ಷೆ ಸಿಗಬಹುದಷ್ಟೆ, ಹೊರತು ನರಕಾಗ್ನಿಯು ನಮ್ಮನ್ನು ಎಂದೂ ಸೋಂಕದು" ಎನ್ನುತ್ತಾರೆ. ಅವರೊಡನೆ ಕೇಳಿರಿ- "ಅಲ್ಲಾಹನಿಗೆ ಉಲ್ಲಂಘಿಸಲಾಗದಂತಹ ಕರಾರನ್ನೇನಾದರೂ ನೀವು ಅವನಿಂದ ಪಡೆದುಕೊಂಡಿರುತ್ತೀರಾ? ಅಥವಾ ನಿಮಗೆ ತಿಳಿಯದ ವಿಷಯವನ್ನು ನೀವು ಅಲ್ಲಾಹನ ಮೇಲೆ ಹೊರಿಸಿ ಹೇಳುತ್ತಿರುವಿರಾ?"

وَقَالُوا لَنْ نَمَسَّنَا النَّارُ إِلَّا أَيَّامًا مَعْدُودَةً قُلْ
أَتَّخَذْتُمْ عِنْدَ اللَّهِ عَهْدًا فَلَنْ يُخْلِفَ اللَّهُ
عَهْدَهُ أَمْ تَعْلَمُونَ عَلَى اللَّهِ مَا لَا تَعْلَمُونَ ﴿٨٠﴾

81. ನಿಮ್ಮನ್ನು ನರಕಾಗ್ನಿಯು ಸ್ವರ್ಗದಂತೆಯೇ ಪಾಪಗಳಿಗಿರುವವರೂ ಪಾಪಕರ್ಮಗಳಿಂದ ಆವರಿಸಲ್ಪಟ್ಟವರೂ ಯಾರೇ ಇರಲಿ, ಅವರು ನರಕದವರು ಮತ್ತು ಸದಾ ನರಕದಲ್ಲೇ ಇರುವರು.

بَلَىٰ مَنْ كَسَبَ سَيِّئَةً وَأَحَاطَتْ بِهِ خَطِيئَتُهُ
أُولَٰئِكَ أَصْحَابُ النَّارِ هُمْ فِيهَا خَالِدُونَ ﴿٨١﴾

82. ವಿಶ್ವಾಸವಿಟ್ಟು ಸತ್ಕರ್ಮಗಳನ್ನು ಮಾಡುವವರೇ ಸ್ವರ್ಗದವರು ಮತ್ತು ಅವರು ಸದಾ ಸ್ವರ್ಗದಲ್ಲಿರುವರು."

وَالَّذِينَ آمَنُوا وَعَمِلُوا الصَّالِحَاتِ أُولَٰئِكَ أَصْحَابُ
الْجَنَّةِ هُمْ فِيهَا خَالِدُونَ ﴿٨٢﴾

83. ಅಲ್ಲಾಹನ ಹೊರತು ಬೇರೆ ಯಾರ ದಾಸ್ಯ-ಆರಾಧನೆಯನ್ನೂ ಮಾಡಬಾರದೆಂದೂ ಮಾತಾಪಿತರು, ಬಂಧು ಬಳಗದವರು, ಅನಾಥರು ಮತ್ತು ನಿರ್ಗತಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕೆಂದೂ ಜನರೊಡನೆ ಒಳ್ಳೆಯ ಮಾತುಗಳನ್ನಾಡಬೇಕೆಂದೂ ನಮಾಝನ್ನು ಸಂಸ್ಥಾಪಿಸಬೇಕೆಂದೂ 'ಝಕಾತ್' (ಕಡ್ಡಾಯದಾನ) ಕೊಡಬೇಕೆಂದೂ ನಾವು ಇಸ್ಲಾಮ್ ಸಂತತಿಯವರಿಂದ ಬಲವಾದ ಕರಾರನ್ನು ಪಡೆದ ಆ ಸಂದರ್ಭವನ್ನು ಸ್ಮರಿಸಿರಿ. ಆದರೆ ಕೆಲವೇ ಮಂದಿಯ ಹೊರತು ನೀವೆಲ್ಲರೂ ಆ ಕರಾರಿನಿಂದ ವಿಮುಖರಾದಿರಿ; ಇಂದಿಗೂ ವಿಮುಖರಾಗಿಯೇ ಇದ್ದೀರಿ.

وَإِذْ أَخَذْنَا مِيثَاقَ بَنِي إِسْرَائِيلَ لَا تَعْبُدُونَ
إِلَّا اللَّهَ تَعَالَىٰ وَالْوَالِدِينَ إِحْسَانًا وَذِي الْقُرْبَىٰ
وَالْيَتَامَىٰ وَالْمَسْكِينِ وَقُولُوا لِلنَّاسِ حُسْنًا
وَأَقِيمُوا الصَّلَاةَ وَآتُوا الزَّكَاةَ ثُمَّ تَوَلَّيْتُمْ
إِلَّا قَلِيلًا مِّنْكُمْ وَأَنْتُمْ مُّعْرِضُونَ ﴿٨٣﴾

84. ನೀವು ಪರಸ್ಪರ ರಕ್ತಪಾತ ಮಾಡಬಾರದೆಂದೂ ಪರಸ್ಪರನ್ನು ಗೃಹಬಾಹಿರರನ್ನಾಗಿ ಮಾಡಬಾರದೆಂದೂ ನಾವು ನಿಮ್ಮೊಡನೆ ಬಲವಾದ ಕರಾರನ್ನು ಪಡೆದ ಆ ಸಂದರ್ಭವನ್ನೂ ಸ್ಮರಿಸಿರಿ. ನೀವು ಅದನ್ನು ಒಪ್ಪಿಕೊಂಡಿದ್ದೀರಿ. ಅದಕ್ಕೆ ನೀವೇ ಸಾಕ್ಷಿಗಳಾಗಿರುತ್ತೀರಿ.

وَإِذْ أَخَذْنَا مِيثَاقَكُمْ لَا تَسْفِكُونَ دِمَاءَكُمْ
وَلَا تُخْرَجُونَ أَنْفُسَكُمْ مِنْ دِيَارِكُمْ ثُمَّ أَقْرَرْتُمْ
وَأَنْتُمْ تَشْهَدُونَ ﴿٨٤﴾

85. ಆದರೆ, ಈಗ ನೀವೇ ನಿಮ್ಮ ಬಂಧು ಬಳಗದವರ ಕೊಲೆಗೈಯುತ್ತಿರಲಲ್ಲದೆ ನಿಮ್ಮೊಳಗಿನವರನ್ನೇ ಗೃಹಬಾಹಿರರನ್ನಾಗಿ ಮಾಡುತ್ತೀರಿ. ಅವರ ವಿರುದ್ಧ ಅಕ್ರಮ ಗುಂಪುಗಾರಿಕೆ ಮಾಡಿಕೊಳ್ಳುತ್ತೀರಿ. ಅವರು ಯುದ್ಧ ಸೆರೆಯಾಳುಗಳಾಗಿ ಬಂದಾಗ ಅವರ ವಿಮೋಚನೆಗಾಗಿ 'ವಿಮೋಚನಾ ಮೌಲ್ಯ' ಪಡೆದೇ ಅವರನ್ನು ಬಿಡುತ್ತೀರಿ. ವಸ್ತುತಃ ಅವರನ್ನು ಗೃಹಬಾಹಿರರನ್ನಾಗಿ ಮಾಡುವುದನ್ನೇ ನಿಮಗೆ ನಿಷೇಧಿಸಲಾಗಿತ್ತು. ನೀವೇನು ಗ್ರಂಥದ ಒಂದಂಶದ ಮೇಲೆ ವಿಶ್ವಾಸವಿಟ್ಟು ಇನ್ನೊಂದಂಶವನ್ನು ನಿಷೇಧಿಸುತ್ತೀರಾ? ನಿಮ್ಮ ಪೈಕಿ ಹೀಗೆ ಮಾಡುವವರ ಶಿಕ್ಷೆಯು ಇಹದಲ್ಲಿ ಅವಮಾನಿತ ಜೀವನವೂ ಪರದಲ್ಲಿ ಘೋರ ಯಾತನೆಯ ಕಡೆಗೆ ತಳ್ಳಲ್ಪಡುವುದೂ ಆಗಿರಬೇಕಲ್ಲದೆ ಇನ್ನೇನು? ನೀವು ಮಾಡುವುದರ ಬಗ್ಗೆ ಅಲ್ಲಾಹನು ಅಶ್ರದ್ಧನಲ್ಲ.

ثُمَّ أَنْتُمْ هَؤُلَاءِ تَقْتُلُونَ أَنْفُسَكُمْ وَتُخْرَجُونَ
فَرِيقًا مِنْكُمْ مِنْ دِيَارِهِمْ تَظَاهَرُونَ عَلَيْهِمْ
بِالْإِثْمِ وَالْعُدْوَانِ وَإِنْ يَأْتُوكُمْ أُسْرَى
فَأُولَئِكَ هُمْ وَهُمْ مُحَرَّمٌ عَلَيْكُمْ إِخْرَاجُهُمْ
فَإِتَّوَمْتُمُونِمْ بِبَعْضِ الْكِتَابِ وَتَكْفُرُونَ بِبَعْضٍ
فَمَا جَزَاءٌ مَنْ يَفْعَلْ ذَلِكَ مِنْكُمْ إِلَّا خِزْيٌ
فِي الْحَيَاةِ الدُّنْيَا وَيَوْمَ الْقِيَامَةِ يُرَدُّونَ إِلَى
أَسْفَلَ الْعَذَابِ وَمَا اللَّهُ بِغَافِلٍ عَمَّا تَعْمَلُونَ ﴿٨٥﴾

86. ಇವರು ತಮ್ಮ ಪರಲೋಕವನ್ನು ಮಾರಿ ಇಹಲೋಕವನ್ನು ಖರೀದಿಸಿದವರು. ಆದುದರಿಂದ ಇವರ ಶಿಕ್ಷೆಯಲ್ಲಿ ಸ್ವಲ್ಪವೂ ಕಡಿಮೆಯಾಗದು ಮತ್ತು ಅವರಿಗೆ ಯಾವ ಸಹಾಯವೂ ಒದಗದು.

أُولَئِكَ الَّذِينَ اشْتَرُوا الْحَيَاةَ الدُّنْيَا بِالْآخِرَةِ
فَلَا يَحْفَظُهُمْ الْعَذَابُ وَلَا هُمْ يُنصَرُونَ ﴿٨٦﴾

87. ನಾವು 'ಮೂಸಾರಿ'ಗೆ ಗ್ರಂಥವನ್ನು ಕೊಟ್ಟೆವು. ತರುವಾಯ ನಿರಂತರ ಸಂದೇಶವಾಹಕರನ್ನು ಕಳುಹಿಸಿದೆವು. ಕೊನೆಗೆ ವ್ಯಕ್ತವಾದ ದೃಷ್ಟಾಂತಗಳನ್ನು ಕೊಟ್ಟು, 'ಮರ್ಯಮ'ರ ಪುತ್ರ 'ಈಸಾ'ರನ್ನು ಕಳುಹಿಸಿ, ಪವಿತ್ರಾತ್ಮನ³⁰ ಮೂಲಕ ಅವರಿಗೆ ಸಹಾಯ ನೀಡಿದೆವು. ದೇವ ಸಂದೇಶವಾಹಕರು ನಿಮ್ಮ ಚಿತ್ತಾಕಾಂಕ್ಷೆಗಳಿಗೆ ವಿರೋಧವಾದುದನ್ನು ನಿಮಗೆ ತಂದಾಗಲೆಲ್ಲ ನೀವು ಅವರಿಗೆದುರು

وَلَقَدْ آتَيْنَا مُوسَى الْكِتَابَ وَتَفَيَّأْنَا مِنْ بَعْدِهِ
بِالرُّسُلِ وَأَتَيْنَا عِيسَى ابْنَ مَرْيَمَ الْبَيِّنَاتِ
وَآتَيْنَاهُ بَرُوقَ الْقُدُسِ أَفَلَمَّا جَاءَكُمْ رَسُولٌ
بِمَا لَا تَهْوَى أَنْفُسُكُمْ اسْتَكْبَرْتُمْ فَفَرَقْنَا

30. 'ಪವಿತ್ರಾತ್ಮ' ಎಂದರೆ ದಿವ್ಯಜ್ಞಾನವೂ ಆಗಿದೆ. ದಿವ್ಯವಾಣಿಯನ್ನು ಮುಟ್ಟಿಸುತ್ತಿದ್ದ ಜಿಬೋರೀಲಾಂಗೂ(ಅ) ಅಂತೆಯೇ ಅಲ್ಲಾಹನು ಪವಿತ್ರ ಗುಣಗಳನ್ನಿಟ್ಟಿದ್ದ ಹ. ಈಸಾರ(ಅ) ಪವಿತ್ರಾತ್ಮಕ್ಕೂ ಇದು ಅನ್ವಯವಾಗುತ್ತದೆ.

<p>ಉದ್ಧಟಿತನವನ್ನೇ ತೋರಿದಿರಲ್ಲವೇ? ಕೆಲವರನ್ನು ಸುಳ್ಳಾಗಿಸಿದಿರಿ, ಇನ್ನು ಕೆಲವರನ್ನು ವಧಿಸಿಬಿಟ್ಟಿರಿ.</p>	<p>كَذَّبْتُمْ وَزُفِرْتُمْ تَقْتُلُونَ ﴿٣٠﴾</p>
<p>88. ಅವರು, "ನಮ್ಮ ಹೃದಯಗಳು ಭದ್ರವಾಗಿವೆ" ಎನ್ನುತ್ತಾರೆ ಹಾಗಲ್ಲ, ವಾಸ್ತವದಲ್ಲಿ ಅವರ ಸತ್ಯನಿಷೇಧದ ಕಾರಣದಿಂದಾಗಿ ಅವರ ಮೇಲೆ ಅಲ್ಲಾಹನ ಅಭಿಶಾಪ ಬಿದ್ದಿದೆ. ಆದುದರಿಂದ ಅವರು ಸ್ವಲ್ಪವೇ ವಿಶ್ವಾಸವಿರಿಸುತ್ತಾರೆ.</p>	<p>وَقَالُوا قُلُوبُنَا غُلَّتْ ۖ بَلْ لَعَنَهُمُ اللَّهُ بِكُفْرِهِمْ فَقَلِيلًا مَّا يُؤْمِنُونَ ﴿٣١﴾</p>
<p>89. ಇದೀಗ ಅಲ್ಲಾಹನ ವತಿಯಿಂದ ಅವರ ಬಳಿಗೆ ಬಂದ ಗ್ರಂಥದ ಬಗ್ಗೆ ಅವರ ವರ್ತನೆ ಹೇಗಿದೆ? ಅವರ ಬಳಿ ಮೊದಲೇ ಇದ್ದ ಗ್ರಂಥವನ್ನು ಅದು ದೃಢೀಕರಿಸಿದ್ದರೂ ಅದು ಬರುವುದಕ್ಕೆ ಮುಂಚೆ ಸತ್ಯನಿಷೇಧಿಗಳೆದುರು ವಿಜಯಕ್ಕಾಗಿ ಅವರೇ ಪ್ರಾರ್ಥಿಸುತ್ತಿದ್ದರೂ³¹ -ಅದು ಅವರ ಬಳಿ ಬಂದಾಗ ಅದನ್ನು ಅವರು ಗುರುತಿಸಿಕೊಂಡರೂ ನಿಷೇಧಿಸಿಯೇ ಬಿಟ್ಟರು. ಸತ್ಯನಿಷೇಧಿಗಳ ಮೇಲೆ ಅಲ್ಲಾಹನ ಅಭಿಶಾಪವಿದೆ.</p>	<p>وَلَمَّا جَاءَهُمْ كِتَابٌ مِّنْ عِنْدِ اللَّهِ مُصَدِّقٌ لِّمَا مَعَهُمْ ۖ وَكَانُوا مِنْ قَبْلُ يَسْتَفْتِحُونَ عَلَى الَّذِينَ كَفَرُوا ۖ فَلَمَّا جَاءَهُمْ مَا عَرَفُوا كَفَرُوا بِهِ فَلَعْنَةُ اللَّهِ عَلَى الْكَافِرِينَ ﴿٣٢﴾</p>
<p>90. ಅವರು ಅದೆಂತಹ ನಿಕ್ಕಷ್ಟು ವಿಧಾನದಿಂದ ತಮ್ಮ ಮನಸ್ಸುಗಳನ್ನು ಸಮಾಧಾನ ಪಡಿಸುತ್ತಾರೆ³² ಅಲ್ಲಾಹನು ತನ್ನ ಅನುಗ್ರಹ (ದಿವ್ಯವಾಣಿ ಮತ್ತು ಪ್ರವಾದಿತ್ವ)ವನ್ನು ತನ್ನ ದಾಸರ ಪೈಕಿ ತನಗಿಷ್ಟು ಬಂದವನಿಗೆ ಅನುಗ್ರಹಿಸಿದನೆಂಬ ದ್ವೇಷದಿಂದ ಮಾತ್ರ ಅವನು ಅವತೀರ್ಣಗೊಳಿಸಿದ ಮಾರ್ಗದರ್ಶನವನ್ನು ಅವರು ನಿರಾಕರಿಸಿದರು.³³ ಆದುದರಿಂದ ಈಗ ಅವರು ಕ್ರೋಧದ ಮೇಲೆ ಕ್ರೋಧಕ್ಕೆ ಪಾತ್ರರಾದರು ಮತ್ತು ಇಂತಹ ಸತ್ಯನಿಷೇಧಿಗಳಿಗೆ ಅತ್ಯಂತ ಅಪಮಾನಕರ ಶಿಕ್ಷೆ ಕಾದಿದೆ.</p>	<p>بِسْمَا اشْتَرَوْا بِهِ أَنفُسَهُمْ أَن يَكْفُرُوا بِمَا أَنزَلَ اللَّهُ بَعِيًّا ۖ أَن يُنَزَّلَ اللَّهُ مِنْ فَضْلِهِ عَلَىٰ مَنْ يَشَاءُ مِنْ عِبَادِهِ ۖ فَبَاءُوا بَعْضٌ عَلَىٰ غَضَبٍ ۖ وَلِلْكَافِرِينَ عَذَابٌ مُّهِينٌ ﴿٣٣﴾</p>
<p>91. "ಅಲ್ಲಾಹನು ಅವತೀರ್ಣಗೊಳಿಸಿದುದರ ಮೇಲೆ ವಿಶ್ವಾಸವಿಡಿರಿ" ಎಂದು ಅವರೊಡನೆ ಹೇಳಿದಾಗ, "ನಮಗೆ (ಇಸ್ರಾಈಲ್ ಕುಲಕ್ಕೆ) ಅವತೀರ್ಣವಾದುದರಲ್ಲಿ ಮಾತ್ರ ನಾವು</p>	<p>وَإِذْ أَقِيلَ لَهُمُ امْتُوا بِمَا أَنزَلَ اللَّهُ قَالُوا تُوْمِنُ بِمَا نُنزِلُ عَلَيْنَا وَيَكْفُرُونَ بِمَا وَرَاءَهُ</p>
<p>31. ಪ್ರವಾದಿವರ್ಯರ(ಸ) ಆಗಮನಕ್ಕೆ ಮೊದಲು ಯಹೂದ್ಯರು, ತಮ್ಮ ಪ್ರವಾದಿಗಳು ಭವಿಷ್ಯ ನುಡಿದಿದ್ದ ಆ ಪ್ರವಾದಿಯ ಆಗಮನವನ್ನು ಕಾತರದಿಂದ ಕಾಯುತ್ತಿದ್ದರು. ಆ ಪ್ರವಾದಿ ಬೇಗನೇ ಆಗಮಿಸಿ ಸತ್ಯನಿಷೇಧಿಗಳ ಮೇಲೆ ಕೊನೆಗೊಳ್ಳಲಿ ಮತ್ತು ನಮ್ಮ ಉಚ್ಚಾಯದ ಯುಗ ಆರಂಭಗೊಳ್ಳಲಿ ಎಂದು ಅವರು ಪ್ರಾರ್ಥಿಸುತ್ತಲೂ ಇದ್ದರು.</p> <p>32. ಇದರ ಇನ್ನೊಂದು ಅನುವಾದ ಹೀಗಾಗಬಹುದು, "ಅವರು ತಮ್ಮ ಪ್ರಾಣಗಳನ್ನು ಅದೆಷ್ಟು ನಿಕ್ಕಷ್ಟು ವಸ್ತುವಾಗಿ ವಿಕ್ರಯಿಸುತ್ತಿದ್ದಾರೆ." ಅಂದರೆ ವಿಜಯ, ಸೌಭಾಗ್ಯ ಮತ್ತು ಮೋಕ್ಷವನ್ನೇ ಅವರು ಪರಿತ್ಯಜಿಸಿದರು.</p> <p>33. ಬರಲಿರುವ ಪ್ರವಾದಿ ತಮ್ಮ ಸಮುದಾಯದಲ್ಲೇ ಹುಟ್ಟಿಬೇಕೆಂದು ಅವರು ಭಾವಿಸುತ್ತಿದ್ದರು. ಆದರೆ ಅವರು ತಮಗಿಂತ ಕೀಳೆಂದು ಭಾವಿಸುತ್ತಿದ್ದ ಸಮುದಾಯದಲ್ಲಿ ಆ ಪ್ರವಾದಿ ಹುಟ್ಟಿದಾಗ ಯಹೂದಿಯರು ಅವರನ್ನು ನಿರಾಕರಿಸಿದರು. ಅಲ್ಲಾಹನು ಅವರೊಡನೆ ಕೀಳೆಯೇ ಪ್ರವಾದಿಯನ್ನು ಕಳುಹಿಸಬೇಕಿತ್ತು ಎಂಬಂತಿದೆ ಅವರ ವಾದ.</p>	

ವಿಶ್ವಾಸವಿಡುತ್ತೇವೆ" ಎಂದು ಅವರು ಹೇಳುತ್ತಾರೆ. ಅದಕ್ಕೆ ಹೊರತಾಗಿರುವುದನ್ನು ಅವರು ನಿಷೇಧಿಸುತ್ತಾರೆ. ವಸ್ತುತಃ ಅದು ಸತ್ಯವಾಗಿದ್ದು ಅವರ ಬಳಿ ಮೊದಲೇ ಇರುವ ಬೋಧನೆಯನ್ನು ದೃಢೀಕರಿಸುತ್ತದೆ. "ಸರಿ, ನೀವು ನಿಮ್ಮ ಬಳಿಗೆ ಬಂದಿರುವ ಬೋಧನೆಯ ಮೇಲೆ ಮಾತ್ರ ವಿಶ್ವಾಸವಿರಿಸುವವರಾಗಿದ್ದರೆ, ಇದಕ್ಕಿಂತ ಮುಂಚೆ (ಇಸ್ರಾಈಲ್ ಸಂತತಿಯಲ್ಲೇ ಜನಿಸಿದ್ದು) ಅಲ್ಲಾಹನ ಸಂದೇಶವಾಹಕರನ್ನು ನೀವೇಕೆ ಪಧಿಸುತ್ತಿದ್ದಿರಿ?" ಎಂದು ಅವರೊಡನೆ ಕೇಳಿರಿ.

92. ಮೂಸಾ ಎಂತೆಂತಹ ಸ್ವಷ್ಟ ಆಧಾರಗಳ ಸಹಿತ ನಿಮ್ಮಲ್ಲಿ ಬಂದರು! ಆದರೂ ಅವರು ಬೆನ್ನು ತಿರುಗಿಸಿದ ಕೂಡಲೆ ನೀವು ಕರುವನ್ನು ಆರಾಧಿಸುವಂತಹ ಅಕ್ರಮಿಗಳಾದಿರಿ.

93. ನಾವು ತೂರ(ಪರ್ವತ)ನ್ನು ನಿಮ್ಮ ಮೇಲೆ ಎತ್ತಿ ಹಿಡಿದು ನಿಮ್ಮಿಂದ ಬಲವಾದ ಕರಾರನ್ನು ಪಡೆದ ಸಂದರ್ಭವನ್ನು ಸ್ಮರಿಸಿರಿ. "ನಾವು ನಿಮಗೆ ಕೊಡುತ್ತಿರುವ ಮಾರ್ಗದರ್ಶನವನ್ನು ಕಟ್ಟುನಿಟ್ಟಾಗಿ ಪಾಲಿಸಿರಿ ಮತ್ತು ಕಿವಿಗೊಟ್ಟು ಆಲಿಸಿರಿ" ಎಂದು ನಿಮಗೆ ತಾಕೀತು ಮಾಡಿದ್ದೆವು. ನಿಮ್ಮ ಪೂರ್ವಿಕರು, "ನಾವು ಕೇಳಿದವು ಆದರೆ ಅಂಗೀಕರಿಸಲಾರವು" ಎಂದರು. ಅವರ ಮನಸ್ಸಿನಲ್ಲಿ ಕರುವೇ ನೆಲೆಸಿ ಹೋಗಿರುವಷ್ಟು ಅವರು ಮಿಥ್ಯಾರಾಧಕರಾಗಿದ್ದರು. ಹೇಳಿರಿ, ನೀವು ಸತ್ಯವಿಶ್ವಾಸಿಗಳಾಗಿರು ವಿರಾದರೆ ಇಂತಹ ನೀಚ ಕಾರ್ಯಗಳ ಆದೇಶವನ್ನು ಕೊಡುತ್ತಿರುವ ನಿಮ್ಮ ವಿಶ್ವಾಸ ನಿಜಕ್ಕೂ ಬಹಳ ವಿಚಿತ್ರ ತರದ್ದಾಗಿದೆ.

94. "ಪರಲೋಕ ಗೃಹವು ಸಮಸ್ತ ಮಾನವರನ್ನು ಬಿಟ್ಟು ಕೇವಲ ನಿಮಗಾಗಿಯೇ ಅಲ್ಲಾಹನ ಬಳಿ ಕಾಯ್ದಿರಿಸಲ್ಪಟ್ಟಿದೆಯೆಂಬ ನಿಮ್ಮ ಭಾವನೆ ಸತ್ಯವೆಂದಾದರೆ ನೀವು ಮರಣವನ್ನು ಅಪೇಕ್ಷಿಸಿರಿ" ಎಂದು ಅವರೊಡನೆ ಹೇಳಿರಿ.

95. ಅವರು ಮರಣವನ್ನೆಂದೂ ಬಯಸರೆಂಬುದು ಖಚಿತ. ಏಕೆಂದರೆ ಅವರು ತಮ್ಮ ಕೈಗಳಿಂದ ಏನನ್ನು ದುಡಿದು ಅಲ್ಲಿಗೆ ಕಳುಹಿಸಿರುವರೋ ಅದರ ಬೇಡಿಕೆ ಇದೇ ಆಗಿದೆ. (ಅರ್ಥಾತ್ ಅಲ್ಲಿಗೆ ಹೋಗಲು ಬಯಸದಿರುವುದು). ಅಲ್ಲಾಹನು ಆ ಅಕ್ರಮಿಗಳನ್ನು ಚೆನ್ನಾಗಿ ಬಲ್ಲನು.

وَهُوَ الْحَقُّ مُصِدِّقًا لِّمَا مَعَهُمْ قُلْ كَلِمَةً نَّفْتَأُونُ
الَّذِينَ آمَنُوا مِنَ اللَّهِ مِنْ قَبْلُ إِنْ كُنْتُمْ مُؤْمِنِينَ ﴿٩١﴾

وَلَقَدْ جَاءَكُمْ مُوسَىٰ بِالْبَيِّنَاتِ ثُمَّ اتَّخَذْتُمُ
الْعِجْلَ مِنْ بَعْدِهَا وَأَنْتُمْ ظَالِمُونَ ﴿٩٢﴾

وَإِذْ أَخَذْنَا مِيثَاقَكُمْ وَرَفَعْنَا فَوْقَكُمُ الطُّورَ
خُذُوا مَا آتَيْنَاكُمْ بِقُوَّةٍ وَأَسْمِعُوا قُلُوبًا سَمِعًا
وَعَصِييَاتٍ وَأَشْرِبُوا فِي قُلُوبِهِمُ الْعِجْلَ
بِكُفْرِهِمْ قُلْ بِسْمَايَا مَرْكُم بِهِ آيَاتُنَا
إِنْ كُنْتُمْ مُؤْمِنِينَ ﴿٩٣﴾

قُلْ إِنْ كُنْتُمْ كُفْرًا فَالْآخِرَةُ عِنْدَ اللَّهِ
خَالِصَةٌ مِّنْ دُونِ النَّاسِ فَتَمَنَّوْا الْمَوْتَ
إِنْ كُنْتُمْ صَادِقِينَ ﴿٩٤﴾

وَلَنْ يَتَمَنَّوْهُ أَبَدًا بِمَا قَدَّمْتُمْ إِلَيْهِمْ
وَاللَّهُ عَلِيمٌ بِالظَّالِمِينَ ﴿٩٥﴾

96. ನೀವು ಅವರನ್ನು ಬದುಕಿನ ಮೇಲೆ ಅತ್ಯಧಿಕ ಆಶೆಯುಳ್ಳವರಾಗಿ ಕಾಣುವಿರಿ. ಈ ವಿಷಯದಲ್ಲಿ ಇವರು ಬಹುದೇವಾರಾಧಕರಿ ಗಿಂತಲೂ ಮಿಗಿಲಾಗಿದ್ದಾರೆ. ಅವರ ಪೈಕಿ ಪ್ರತಿಯೊಬ್ಬನೂ ತಾನು ಸಾವಿರ ವರ್ಷ ಬದುಕಬೇಕೆಂದು ಬಯಸುತ್ತಾನೆ. ಆದರೆ ದೀರ್ಘಾಯುಷ್ಯವು ಅವನನ್ನು ಶಿಕ್ಷೆಯಿಂದ ದೂರವಿರಿಸಲಾರದು. ಅವರು ಯಾವ ರೀತಿಯ ಕರ್ಮಗಳನ್ನೆಸಗುತ್ತಿದ್ದಾರೆ ಎಂಬುದನ್ನು ಅಲ್ಲಾಹನು ಸೂಕ್ಷ್ಮವಾಗಿ ವೀಕ್ಷಿಸುತ್ತಿದ್ದಾನೆ.

وَلَتَجِدَنَّهُمْ أَحْرَصَ النَّاسِ عَلَى حَيَاتِهِمْ وَمِنَ الَّذِينَ أَشْرَكُوا يَوْمَئِذٍ أَحَدٌ لَهُمْ لَو يُعَمَّرُ
أَلْفَ سَنَةٍ وَمَا هُوَ بِمُرَجِّحٍ مِنَ الْعَذَابِ
أَنْ يُعَمَّرَ وَاللَّهُ بَصِيرٌ بِمَا يَعْمَلُونَ ﴿٩٦﴾

97. ಅವರೊಡನೆ ಹೇಳಿರಿ, 'ಜಿಬ್‌ರೀಲ್‌'ರೊಂದಿಗೆ ಹಗತನವನ್ನಿರಿಸಿ ದವನು,³⁴ 'ಜಿಬ್‌ರೀಲ್‌', ಅಲ್ಲಾಹನ ಅಪ್ಪಣೆಯಿಂದಲೇ ಈ ಕುರ್‌ಆನನ್ನು ನಿಮ್ಮ ಹೃದಯದಲ್ಲಿ ಇಳಿಸುತ್ತಾನೆಂಬುದು ತಿಳಿದಿರಲಿ. ಅದು ಹಿಂದೆ ಬಂದಿದ್ದ ಗ್ರಂಥಗಳನ್ನು ದೃಢೀಕರಿಸುತ್ತದೆ ಮತ್ತು ಅನುಮೋದಿಸುತ್ತದೆ ಮತ್ತು ಅದು ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗದರ್ಶನ ಹಾಗೂ ವಿಜಯದ ಸುವಾರ್ತೆಯಾಗಿ ಬಂದಿದೆ.

قُلْ مَنْ كَانَ عَدُوًّا لِلْجِبْرِيلِ فَإِنَّهُ نَزَّلَهُ
عَلَى قَلْبِكَ بِإِذْنِ اللَّهِ مُصَدِّقًا لِمَا بَيْنَ يَدَيْهِ
وَهُدًى وَبُشْرَى لِلْمُؤْمِنِينَ ﴿٩٧﴾

98. (ಜಿಬ್‌ರೀಲ್‌ರ ಮೇಲೆ ಅವರ ಹಗತನಕ್ಕೆ ಕಾರಣವು ಇದೇ ಎಂದಾದರೆ ಅವರೊಡನೆ ಹೇಳಿರಿ) ಯಾರಾದರೂ ಅಲ್ಲಾಹನ, ಅವನ ದೇವಚರರ, ಅವನ ಸಂದೇಶವಾಹಕರ, ಜಿಬ್‌ರೀಲ್‌ ಮತ್ತು ಮಿಲಕಾಕಾಲರ ಶತ್ರುವಾಗಿದ್ದರೆ, ನಿಶ್ಚಯವಾಗಿಯೂ ಅಲ್ಲಾಹನು ಅಂತಹ ಸತ್ಯನಿಷೇಧಿಗಳ ಶತ್ರುವಾಗಿದ್ದಾನೆ.

مَنْ كَانَ عَدُوًّا لِلَّهِ وَمَلَائِكَتِهِ وَرُسُلِهِ وَ
جِبْرِيلَ وَمِيكَالَ فَإِنَّ اللَّهَ عَدُوٌّ لِلْكَافِرِينَ ﴿٩٨﴾

99. ನಾವು ನಿಮಗೆ ಅವತೀರ್ಣಗೊಳಿಸಿರುವ ಸೂಕ್ತಗಳು ಸುಸ್ಪಷ್ಟ ಸತ್ಯವನ್ನು ಪ್ರಕಟಿಸುವವುಗಳಾಗಿರುತ್ತವೆ. ಕರ್ಮಭ್ರಷ್ಟರು ಮಾತ್ರ ಅವುಗಳ ಅನುಸರಣೆಯನ್ನು ನಿರಾಕರಿಸುತ್ತಾರೆ.

وَلَقَدْ أَنْزَلْنَا إِلَيْكَ آيَاتٍ بَيِّنَاتٍ وَمَا يَكْفُرُ
بِهَآءِ إِلَّا الْفَاسِقُونَ ﴿٩٩﴾

100. ಅವರು ಯಾವುದಾದರೊಂದು ಕರಾರು ಮಾಡಿಕೊಂಡಾಗಲೆಲ್ಲಾ ಅವರ ಪೈಕಿ ಒಂದಲ್ಲೊಂದು ಪಂಗಡವು ಅದನ್ನು ಮುರಿದು ಬಿಡಲಿಲ್ಲವೇ? ನಿಜವಾಗಿ ಅವರಲ್ಲಿ ಹೆಚ್ಚಿನವರು ವಿಶ್ವಾಸ ವಿರಿಸುವುದಿಲ್ಲ.

أَوْ كَلِمًا عَهْدًا وَعَهْدًا تَبَدَّلَ فَرِيقٌ مِّنْهُمْ
بَلْ أَكْثَرُهُمْ لَا يُؤْمِنُونَ ﴿١٠٠﴾

101. ಅಲ್ಲಾಹನ ವತಿಯಿಂದ ಸಂದೇಶವಾಹಕನೊಬ್ಬನು ಅವರ ಬಳಿ ಇದ್ದ ಗ್ರಂಥವನ್ನು ದೃಢಪಡಿಸುತ್ತಲೂ ಅನುಮೋದಿಸುತ್ತಲೂ

وَلَمَّا جَاءَهُمْ رَسُولٌ مِّنْ عِنْدِ اللَّهِ مُصَبِّحٌ

34. ಯಹೂದಿಯರು ಪ್ರವಾದಿವರ್ಯರನ್ನು(ಸ) ಮತ್ತು ಅವರ ಮೇಲೆ ವಿಶ್ವಾಸವಿಟ್ಟವರನ್ನು ಹಳಿಯುತ್ತಿದ್ದುದು ಮಾತ್ರವಲ್ಲದೆ ಅಲ್ಲಾಹನ ಶ್ರೇಷ್ಠ ದೇವಚರರಾದ ಜಿಬ್‌ರೀಲ್‌ರನ್ನೂ(ಅ) ಬಯ್ಯುತ್ತಿದ್ದರು. ಅವರನ್ನು ತಮ್ಮ ಶತ್ರುವನ್ನುತ್ತಿದ್ದರು. ಅವರು, 'ಅನುಗ್ರಹದ ದೇವಚರರಲ್ಲ, ಯಾತನೆಯ ದೇವಚರ' ಎನ್ನುತ್ತಿದ್ದರು.

ಅವರಲ್ಲಿಗೆ ಬಂದಾಗ, ಗ್ರಂಥದವರ ಪೈಕಿ ಒಂದು ಪಂಗಡವು ಏನೂ ತಿಳಿಯದವರಂತೆ ಅಲ್ಲಾಹನ ಗ್ರಂಥವನ್ನು ಅಲಕ್ಷಿಸಿತು.

102. ಮತ್ತು ಶೈತಾನರು ಸುಲೈಮಾನರ ಸಾಮ್ರಾಜ್ಯದ ಹೆಸರು ಹೇಳಿ ಮುಂದಿರಿಸುತ್ತಿದ್ದುದನ್ನು ಅವರು ಅನುಸರಿಸತೊಡಗಿದರು. ವಸ್ತುತಃ ಸುಲೈಮಾನರು ಎಂದೂ ಸತ್ಯನಿಷೇಧ ಕೈಗೊಂಡಿರಲಿಲ್ಲ. ಜನರಿಗೆ ಇಂದ್ರಜಾಲ ವಿದ್ಯೆಯನ್ನು ಕಲಿಸುತ್ತಿದ್ದ ಆ ಶೈತಾನರೇ ಸತ್ಯನಿಷೇಧ ಕೈಗೊಂಡಿದ್ದರು. ಅವರು ಬೆಬಿಲೋನಿನಲ್ಲಿ 'ಹಾರೂತ್' ಮತ್ತು 'ಮಾರೂತ್' ಎಂಬೀರ್ವ ದೇವಚರರ ಮೇಲೆ ಇಳಿಸಲಾಗಿದ್ದ ವಸ್ತುವಿನ ಹಿಂದೆ ಬಿದ್ದರು. ವಸ್ತುತಃ (ಆ ದೇವಚರರು) ಯಾರಿಗಾದರೂ ಅದರ ಶಿಕ್ಷಣವನ್ನು ಕೊಡುತ್ತಿದ್ದಾಗಲೆಲ್ಲಾ, "ನೋಡು ನಾವು ಕೇವಲ ಒಂದು ಪರೀಕ್ಷೆ ಆಗಿದ್ದೇವೆ, ನೀನು ಸತ್ಯನಿಷೇಧಕ್ಕೆ ಒಳಗಾಗಬೇಡ" ಎಂದು ಮೊದಲು ಸುಸ್ಪಷ್ಟ ಎಚ್ಚರಿಕೆ ಕೊಡುತ್ತಿದ್ದರು.³⁵ ಆದರೂ ಇವರು ಅವರಿಂದ ಪತಿ-ಪತ್ನಿಯರಲ್ಲಿ ವಿರಸ ವುಂಟುಮಾಡುವಂತಹದ್ದನ್ನು ಕಲಿಯುತ್ತಿದ್ದರು. ಅಲ್ಲಾಹನ ಅನುಜ್ಞೆಯ ಹೊರತು ಅವರು ಅದರ ಮೂಲಕ ಯಾರಿಗೂ ಕೇಡುಂಟು ಮಾಡುವಂತಿರಲಿಲ್ಲವೆಂಬುದು ಸ್ಪಷ್ಟವಾಗಿತ್ತು. ಆದರೂ ಅವರಿಗೆ ಸ್ವತಃ ಹಾನಿಕಾರಕವಾದ ಹಾಗೂ ಲಾಭದಾಯಕ ವಾಗಿರದಿದ್ದುದನ್ನು ಅವರು ಕಲಿಯುತ್ತಿದ್ದರು. ಅದನ್ನು ಖರೀದಿಸಿದವನಿಗೆ ಪರಲೋಕದಲ್ಲಿ ಏನೂ ಪಾಲಿಲ್ಲವೆಂಬುದನ್ನು ಅವರು ಚೆನ್ನಾಗಿ ಅರಿತಿದ್ದರು. ಅವರು ತಮ್ಮ ಜೀವಗಳ ಬದಲಿಗೆ ಖರೀದಿಸಿದ ಸೊತ್ತು ಅದೆಷ್ಟು ನಿಕ್ಕಷ್ಟು! ಅಕಟ! ಅವರಿಗೆ ಇದು ತಿಳಿದಿರುತ್ತಿದ್ದರೆ!

103. ಅವರು ಸತ್ಯವಿಶ್ವಾಸ ಮತ್ತು ಧರ್ಮನಿಷ್ಠೆಗಳನ್ನು ಸ್ವೀಕರಿಸುತ್ತಿದ್ದರೆ ಅಲ್ಲಾಹನ ಬಳಿ ಅವರಿಗೆ ಲಭಿಸುತ್ತಿದ್ದ ಪ್ರತಿಫಲವು ಅದಕ್ಕಿಂತ ಎಷ್ಟೋ ಉತ್ತಮವಾಗಿರುತ್ತಿತ್ತು. ಅಕಟ! ಅವರಿಗಿದು ತಿಳಿದಿರುತ್ತಿದ್ದರೆ!

لَمَّا مَعَهُمْ نَبَذَ فَرِيقٌ مِّنَ الَّذِينَ أُوتُوا الْكِتَابَ كِتَابَ اللَّهِ وَرَاءَ ظُهُورِهِمْ كَأَنَّهُمْ لَا يَعْلَمُونَ ﴿١٠٢﴾
 وَاتَّبَعُوا مَا تَتْلُو الشَّيْطَانُ عَلَىٰ مَلِكٍ سُلَيْمَانَ
 وَمَا كَفَرَ سُلَيْمَانُ وَلَكِنَّ الشَّيْطَانَ كَفُرًا
 يُعَلِّمُونَ النَّاسَ السِّحْرَ وَمَا أُنزِلَ عَلَى
 الْمَلَائِكَةِ بِبَابِلَ هَارُوتَ وَمَارُوتَ وَمَا
 يُعَلِّمِينَ مِنْ أَحَدٍ حَتَّىٰ يَقُولَا إِنَّمَا حُن
 فَتْنَةٌ فَلَا تَكْفُرُوا فَيَعْلَمُونَ مِنْهَا مَا يُفَرِّقُونَ
 بِهِ بَيْنَ الْمَرءِ وَزَوْجِهِ وَمَا هُمْ بِضَآئِرِينَ
 بِهِ مِنْ أَحَدٍ إِلَّا بِإِذْنِ اللَّهِ وَيَعْلَمُونَ مَا
 يَضُرُّهُمْ وَلَا يَنْفَعُهُمْ وَلَقَدْ عَلِمُوا لَمَنِ
 اشْتَرَاهُ مَا لَهُ فِي الْآخِرَةِ مِنْ خَلْقٍ ط وَ
 لَبِئْسَ مَا شَرُّوا بِهِ أَنفُسَهُمْ لَوْ كَانُوا يَعْلَمُونَ ﴿١٠٣﴾

وَلَوْ أَنَّهُمْ آمَنُوا وَآتَمَّتُوا الصَّلَاةَ مِنِّي مِنْ عِنْدِ
 اللَّهِ خَيْرٌ لَّكَ لَوْ كَانُوا يَعْلَمُونَ ﴿١٠٣﴾

35. ಈ ಸೂಕ್ತದ ವ್ಯಾಖ್ಯಾನದ ಕುರಿತು ಅನೇಕ ಅಭಿಪ್ರಾಯಗಳಿವೆ. ಆದರೆ ನಾನು ಅರ್ಥ ಮಾಡಿಕೊಂಡಂತೆ ಸಮಸ್ತ ಬನೀಇಸ್ರಾಈಲ್ ಸಮುದಾಯ, ಬೆಬಿಲೋನಿಯಾದಲ್ಲಿ ಸೆರೆಯಾಳುಗಳು ಮತ್ತು ದಾಸರಾಗಿ ಮಾರ್ಪಟ್ಟಿದ್ದ ಕಾಲದಲ್ಲಿ ಅಲ್ಲಾಹನು ಇಬ್ಬರು ದೇವಚರರನ್ನು ಅವರ ಬಳಿ ಮನುಷ್ಯರ ರೂಪದಲ್ಲಿ ಕಳುಹಿಸಿರಬಹುದು. ಲೂತ್ ಸಮುದಾಯದ ಬಳಿಗೆ ದೇವಚರರು ಸುಂದರ ಬಾಲಕರ ರೂಪದಲ್ಲಿ ಹೋಗಿದ್ದಂತೆ ಇಸ್ರಾಈಲರ ಬಳಿಗೆ ಅವರು ಸಾಧುಸಂತರ ವೇಷದಲ್ಲಿ ಹೋಗಿರಬಹುದು. ಅಲ್ಲಿ ಒಂದೆಡೆ ಅವರು ಮಾಟದ ಅಂಗಡಿ ಇಟ್ಟಿರಬಹುದು. ಇನ್ನೊಂದೆಡೆ ಅವರು ತಮ್ಮ ಹೊಣೆ ಮುಕ್ತೆಗಾಗಿ ಪ್ರತಿಯೊಬ್ಬರೊಡನೆ, "ನೋಡಿ. ನಾವು ನಿಮ್ಮ ಕಡೆಗೆ ಪರೀಕ್ಷಾರ್ಥವಾಗಿ ಕಳುಹಿಸಲ್ಪಟ್ಟವರು. ಆದ್ದರಿಂದ ನಿಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳದಿರಿ." ಎಂದು ಎಚ್ಚರಿಸುತ್ತಲೂ ಇದ್ದಿರಬಹುದು. ಆದರೂ ಜನರು ಅವರ ಮಾಟ ಮೋಡಿ ಮತ್ತು ತಾಯತಗಳಿಗೆ ಮುಗಿಬಿದ್ದಿರಬಹುದು.

104. ಓ ಸತ್ಯವಿಶ್ವಾಸಿಗಳೇ, 'ರಾಇನಾ' ಎಂದೆನ್ನಬೇಡಿರಿ, ಬದಲಾಗಿ 'ಉಂರುಝಾ' ಎನ್ನಿರಿ ಮತ್ತು ಮಾತನ್ನು ಗಮನವಿಟ್ಟು ಆಲಿಸಿರಿ.³⁶ ಈ ಸತ್ಯನಿಷೇಧಿಗಳು ವೇದನಾಯುಕ್ತ ಯಾತನೆಗೆ ಅರ್ಹರಾಗಿದ್ದಾರೆ.

يَا أَيُّهَا الَّذِينَ آمَنُوا لَا تَقُولُوا رَاعِنَا وَقُولُوا
أَنْظُرْنَا وَاسْمَعُوا وَلِلْكَافِرِينَ عَذَابٌ أَلِيمٌ ﴿٤٦﴾

105. ನಿಮ್ಮ ಪ್ರಭುವಿನ ಕಡೆಯಿಂದ ನಿಮ್ಮ ಮೇಲೆ ಏನಾದರೂ ಒಳಿತು ಅವತೀರ್ಣವಾಗುವುದನ್ನು ಗ್ರಂಥದವರೂ, ಬಹು ದೇವಾರಾಧಕರೂ ಆದ ಸತ್ಯನಿಷೇಧಿಗಳು ಎಷ್ಟಕ್ಕೂ ಇಷ್ಟಪಡುವುದಿಲ್ಲ. ಆದರೆ, ಅಲ್ಲಾಹನು ತನಗಿಷ್ಟಬಂದವರನ್ನು ತನ್ನ ಕರುಣೆಗಾಗಿ ಆಯ್ದುಕೊಳ್ಳುತ್ತಾನೆ. ಅಲ್ಲಾಹನು ಮಹಾ ಅನುಗ್ರಹಶಾಲಿ.

مَا يَوَدُّ الَّذِينَ كَفَرُوا مِنْ أَهْلِ الْكِتَابِ
وَلَا الْمُسْرِكِينَ أَنْ يُنَزَّلَ عَلَيْكُمْ مِنْ خَيْرٍ
مِّنْ رَبِّكُمْ وَاللَّهُ يَخْتَصُّ بِرَحْمَتِهِ مَنْ
يَشَاءُ وَاللَّهُ ذُو الْفَضْلِ الْعَظِيمِ ﴿٤٧﴾

106. ನಾವು ಅನೂರ್ಜಿತಗೊಳಿಸಿದ ಅಥವಾ ವಿಸ್ತೃತಗೊಳಿಸಿದ ವಚನಗಳ ಸ್ಥಾನದಲ್ಲಿ ಅವುಗಳಿಗಿಂತಲೂ ಉತ್ತಮವಾದುದನ್ನು ಅಥವಾ ಅದರಂತೆಯೇ ಇರುವುದನ್ನಾದರೂ ತರುತ್ತೇವೆ.³⁷ ನಿಶ್ಚಯ ವಾಗಿಯೂ ಅಲ್ಲಾಹನಿಗೆ ಸರ್ವ ಸಾಮರ್ಥ್ಯವಿದೆ ಎಂಬುದು ನಿಮಗೆ ಅರಿಯದೇ?

مَا نُنسِخُ مِنْ آيَةٍ أَوْ نُنسِهَا نَأْتِ بِخَيْرٍ مِّمَّهَا
أَوْ مِثْلَهَا ط أَلَمْ تَعْلَمَنَّ أَنَّ اللَّهَ عَلَىٰ كُلِّ شَيْءٍ قَدِيرٌ ﴿٤٨﴾

107. ಭೂಮಿ-ಆಕಾಶಗಳ ಅಧಿಪತ್ಯ ಅಲ್ಲಾಹನಿಗೆ ಮಾತ್ರ ಇರುವುದೆಂದೂ ಅಲ್ಲಾಹನ ಹೊರತು ನಿಮ್ಮ ಸಂರಕ್ಷಕನೂ ಸಹಾಯಕನೂ ಯಾರೂ ಇಲ್ಲವೆಂದೂ ನಿಮಗೆ ತಿಳಿಯದೇ?

أَلَمْ تَعْلَمَنَّ أَنَّ اللَّهَ لَهُ مَلَكُ السَّمَوَاتِ وَالْأَرْضِ
وَمَا لَكُمْ مِنْ دُونِ اللَّهِ مِنْ وَّالِيٍّ وَلَا نَصِيرٍ ﴿٤٩﴾

108. ಹಿಂದೆ ಮೂಸಾರವರೊಂದಿಗೆ ಪ್ರಶ್ನಿಸಿ ತಗಾದೆ ಮಾಡಿದಂತೆ ನೀವೂ ನಿಮ್ಮ ಪ್ರವಾದಿಯವರೊಡನೆ ಮಾಡಲು ಬಯಸು

أَمْ تَرْيَدُونَ أَنْ نَسْأَلَكُمْ كَمَا سَأَلْنَا
مُوسَىٰ مِنْ قَبْلُ وَمَنْ يَتَّبِعِ الْكُفْرَ

36. ಯಹೂದಿಯರು ಪ್ರವಾದಿವರ್ಯರ(ಸ) ಸಭೆಗೆ ಬರುವಾಗ ಸಲಾಮ್ ಹೇಳುವ ಮತ್ತು ಮಾತನಾಡುವ ಸಂದರ್ಭದಲ್ಲಿ ತಮಗೆ ಸಾಧ್ಯವಿರುವ ಎಲ್ಲಾ ವಿಧಾನದಿಂದ ನಂಜು ಕಾರಲು ಪ್ರಯತ್ನಿಸುತ್ತಿದ್ದರು. ಪ್ರವಾದಿವರ್ಯರೊಂದಿಗೆ(ಸ) ಮಾತನಾಡುವಾಗ ಯಹೂದಿಯರಿಗೆ ಹಲವೊಮ್ಮೆ, "ತಡೆಯಿರಿ. ನಮಗೆ ವಿಷಯವನ್ನು ತಿಳಿದುಕೊಳ್ಳಲು ಅವಕಾಶ ಕೊಡಿ" ಎಂದು ಹೇಳಬೇಕಾದ ಸಂದರ್ಭ ಬರುತ್ತಿತ್ತು. ಆಗ ಅವರು 'ರಾಈನಾ' ಎನ್ನುತ್ತಿದ್ದರು. ಇದರ ಬಾಹ್ಯ ಅರ್ಥ ನಮಗೆ ಸ್ವಲ್ಪ ವಿನಾಯಿತಿ ನೀಡಿರಿ' ಅಥವಾ "ನಮ್ಮ ಮಾತನ್ನು ಕೇಳಿರಿ" ಎಂದೇ ಆಗಿತ್ತು. ಆದರೆ ಅದು ಅನೇಕ ಅಪಾರ್ಥಗಳಿಗೂ ಅವಕಾಶ ಕಲ್ಪಿಸುತ್ತಿತ್ತು. ಆದ್ದರಿಂದ ಈ ಪದ ಬಳಕೆ ಮಾಡದಿರುವಂತೆ ಮತ್ತು ಅದರ ಬದಲು 'ಉನ್‌ಝುರ್‌ನಾ' ಎನ್ನುವಂತೆ ಆದೇಶಿಸಲಾಯಿತು. ಅದರ ಅರ್ಥ "ನಮ್ಮ ಕಡೆಗೆ ಗಮನ ಹರಿಸಿರಿ" ಅಥವಾ "ನಮಗೆ ತಿಳಿದುಕೊಳ್ಳಲು ಅವಕಾಶ ಕೊಡಿರಿ" ಎಂದಾಗಿದೆ.

37. ಇದು ಯಹೂದಿಯರು ಮುಸ್ಲಿಮರ ಮನಸ್ಸಿನಲ್ಲಿ ಬಿತ್ತಲು ಪ್ರಯತ್ನಿಸುತ್ತಿದ್ದ ವಿಶಿಷ್ಟ ರೀತಿಯ ಸಂದೇಹದ ಉತ್ತರ. ಪೂರ್ವಗ್ರಂಥಗಳು ಮತ್ತು ಈ ಕುರ್‌ಆನ್‌ಗಳೆಲ್ಲವೂ ದೇವನ ವತಿಯಿಂದಲೇ ಬಂದವುಗಳಾಗಿದ್ದರೆ, ಪೂರ್ವಗ್ರಂಥಗಳ ಆದೇಶಗಳ ಸ್ಥಾನದಲ್ಲಿ ಇದರಲ್ಲೇಕೆ ಭಿನ್ನ ಆದೇಶಗಳನ್ನು ನೀಡಲಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸುತ್ತಿದ್ದರು.

ತ್ತೀರಾ?³⁸ ವಸ್ತುತಃ ಯಾವನಾದರೂ ಸತ್ಯವಿಶ್ವಾಸದ ರೀತಿ ನೀತಿಯನ್ನು ಸತ್ಯನಿಷೇಧದ ರೀತಿ ನೀತಿಯನ್ನಾಗಿ ಬದಲಿಸಿಕೊಂಡರೆ ಆತನು ನಿಶ್ಚಯವಾಗಿಯೂ ನೇರ ಮಾರ್ಗದಿಂದ ವ್ಯತಿಚಲಿಸಿದನು.

109. ಗ್ರಂಥದವರ ಪೈಕಿ ಅನೇಕರು ನಿಮ್ಮನ್ನು ಹೇಗಾದರೂ ಮಾಡಿ ಸತ್ಯವಿಶ್ವಾಸದಿಂದ ಮಿಥ್ಯ ವಿಶ್ವಾಸಕ್ಕೆ ತಿರುಗಿಸಬೇಕೆಂದು ಆಶಿಸುತ್ತಾರೆ. ಅವರಿಗೆ ಸತ್ಯವು ಅಭಿವ್ಯಕ್ತವಾಗಿರುವುದಾದರೂ ತಮ್ಮ ಚಿತ್ತ ಮಾತ್ರವೇ ಕಾರಣವಾಗಿ ಅವರು ನಿಮ್ಮ ಬಗ್ಗೆ ಈ ರೀತಿ ಅಪೇಕ್ಷಿಸುತ್ತಾರೆ. ಇದಕ್ಕುತ್ತರವಾಗಿ ಅಲ್ಲಾಹನು ಸ್ವತಃ ತನ್ನ ತೀರ್ಪನ್ನು ಜಾರಿಗೊಳಿಸುವ ತನಕ ನೀವು ಕ್ಷಮಿಸಿರಿ ಮತ್ತು ಅಲಕ್ಷಿಸಿರಿ. ಅಲ್ಲಾಹನು ಸಕಲ ಕಾರ್ಯಗಳಿಗೂ ಶಕ್ತನೆಂಬುದರ ಬಗ್ಗೆ ನಿಷ್ಪಂದೇಹಿಗಳಾಗಿರಿ.

110. ನಮಾಝನ್ನು ಸಂಸ್ಥಾಪಿಸಿರಿ, 'ಝಕಾತ್' ಕೊಡಿರಿ. ನೀವು ಭವಿಷ್ಯಕ್ಕಾಗಿ ಸಂಪಾದಿಸಿ ಕಳುಹಿಸುವ ಪುಣ್ಯಗಳೆಲ್ಲವನ್ನೂ ಅಲ್ಲಾಹನಲ್ಲಿ ಪಡೆಯುವಿರಿ. ನೀವು ಮಾಡುವುದೆಲ್ಲವೂ ಅಲ್ಲಾಹನ ವೀಕ್ಷಣೆಯಲ್ಲಿದೆ.

111. ಯಹೂದಿಯರಾಗದೆ ಅಥವಾ (ಕ್ರೈಸ್ತರ ಅಭಿಪ್ರಾಯ ಪ್ರಕಾರ) ಕ್ರೈಸ್ತರಾಗದೆ ಯಾರೂ ಸ್ವರ್ಗದೊಳಗೆ ಪ್ರವೇಶಿಸಲಾರರೆಂದು ಅವರನ್ನುತ್ತಾರೆ. ಇವು ಅವರ ಅಭಿಲಾಷೆಗಳಾಗಿವೆ. "ನೀವು ನಿಮ್ಮ ವಾದದಲ್ಲಿ ಸತ್ಯವಂತರಾಗಿದ್ದರೆ ನಿಮ್ಮ ಆಧಾರ ಪ್ರಮಾಣಗಳನ್ನು ಮುಂದೆ ತನ್ನಿರಿ" ಎಂದು ಅವರೊಡನೆ ಹೇಳಿರಿ.

112. ಹಾಗೇನೂ ಇಲ್ಲ. (ಅಂತಹ ವೈಶಿಷ್ಟ್ಯವೇನೂ ಯಾರಿಗೂ ಇಲ್ಲ) ಅಲ್ಲಾಹನಿಗೆ ಆತ್ಮಾರ್ಪಣೆ ಗೈಯುವ ಮತ್ತು ಸತ್ಯಂಪ್ರದಾಯದಲ್ಲಿ ನಡೆಯುವಾತನು ಯಾರೇ ಇರಲಿ, ಅವನಿಗೆ ಅವನ ಪ್ರಭುವಿನ ಬಳಿ ಅವನ ಪ್ರತಿಫಲವಿದೆ. ಅಂತಹವರಿಗೆ ಯಾವುದೇ ಭಯ ಮತ್ತು ವ್ಯಥೆಯ ಸಂಭವವೇ ಇರಲಾರದು.

113. ಯಹೂದಿಯರು ಕ್ರೈಸ್ತರ ಬಳಿ ಏನೂ ಇಲ್ಲವೆನ್ನುತ್ತಾರೆ.

بِالْيَمَانِ فَقَدْ ضَلَّ سَوَاءَ السَّبِيلِ ۝

وَكَيْفَ يُرْمَنُ أَهْلَ الْكِتَابِ لَوْ يَرُدُّونَكُمْ مِن بَعْدِ إِيمَانِكُمْ فَكُفَرًا مِّنْ عِنْدِ أَنْفُسِهِمْ مِّنْ بَعْدِ مَا تَبَيَّنَ لَهُمُ الْحَقُّ فَاعْتَرُوا وَأُصْفَحُوا حَتَّىٰ يَأْتِيَ اللَّهُ بِأَمْرٍ ۚ إِنَّ اللَّهَ عَلَىٰ كُلِّ شَيْءٍ قَدِيرٌ ۝

وَأَقِيمُوا الصَّلَاةَ وَآتُوا الزَّكَاةَ وَمَا تُقَدِّمُوا لِأَنْفُسِكُمْ مِنْ خَيْرٍ تَجِدُوا عِنْدَ اللَّهِ إِنَّ اللَّهَ بِمَا تَعْمَلُونَ بَصِيرٌ ۝

وَقَالُوا لَنْ يَدْخُلَ الْجَنَّةَ إِلَّا مَنْ كَانَ هُودًا أَوْ نَصْرًا تِلْكَ آيَاتُ الَّذِينَ قُلُوا هَاتُوا بُرْهَانَكُمْ إِنْ كُنْتُمْ صَادِقِينَ ۝

بَلَىٰ مَنْ أَسْلَمَ وَجْهَهُ لِلَّهِ وَهُوَ مُحْسِنٌ فَلَهُ أَجْرُهُ عِنْدَ رَبِّهِ ۖ وَلَا خَوْفٌ عَلَيْهِمْ وَلَا هُمْ يَحْزَنُونَ ۝

وَقَالَتِ الْيَهُودُ لَيْسَتِ النَّصْرَىٰ عَلَىٰ شَيْءٍ

38. ಯಹೂದಿಯರು ನಿರಂತರ ದೋಷಾನ್ವೇಷಣೆ ನಡೆಸಿ ಮುಸ್ಲಿಮರ ಮುಂದೆ ಅನೇಕ ರೀತಿಯ ಪ್ರಶ್ನೆಗಳನ್ನೊಡ್ಡುತ್ತಿದ್ದರು. ನಿಮ್ಮ ಪ್ರವಾದಿಯೊಂದಿಗೆ ಅದು ಕೇಳಿ ಇದು ಕೇಳಿ ಎಂದು ನಿರಂತರ ಅವರನ್ನು ಪ್ರೇರೇಪಿಸುತ್ತಿದ್ದರು. ಈ ವಿಷಯದಲ್ಲಿ ಯಹೂದಿಯರ ಧೋರಣೆ ಅನುಸರಿಸದಂತೆ ಈ ಮೂಲಕ ಮುಸ್ಲಿಮರಿಗೆ ಎಚ್ಚರಿಕೆ ನೀಡಲಾಗುತ್ತಿದೆ.

- ಕ್ರೈಸ್ತರು ಯಹೂದಿಯರ ಬಳಿ ಏನೂ ಇಲ್ಲವೆನ್ನುತ್ತಾರೆ. ವಸ್ತುತಃ ಇತ್ತಂಡದವರೂ ಗ್ರಂಥ ಪಾರಾಯಣ ಮಾಡುತ್ತಾರೆ. ಗ್ರಂಥಜ್ಞಾನವಿಲ್ಲದವರೂ ಹೀಗೆಯೇ ಹೇಳುತ್ತಾರೆ. ಇವರು ಹೊಂದಿರುವ ಈ ಭಿನ್ನಾಭಿಪ್ರಾಯಗಳ ತೀರ್ಮಾನವನ್ನು ಅಲ್ಲಾಹನು ಪುನರುತ್ಥಾನ ದಿನದಂದು ಮಾಡುವನು.
114. ಅಲ್ಲಾಹನ ಆರಾಧನಾಲಯಗಳಲ್ಲಿ ಅವನ ನಾಮಸ್ಮರಣೆಯನ್ನು ತಡೆಯುವ ಮತ್ತು ಅವುಗಳನ್ನು ಹಾಳುಗಡಹಲು ದುಕ್ಕರಾಗುವವರಿಗಿಂತ ದೊಡ್ಡ ಅಕ್ರಮಿ ಇನ್ನಾರಿರಬಹುದು? ಅಂತಹವರು ಈ ಆರಾಧನಾಲಯಗಳಲ್ಲಿ ಕಾಲಿರಿಸಲು ಅರ್ಹರಲ್ಲ. ಅಲ್ಲಿ ಹೋಗುವುದಿದ್ದರೂ ಭಯಭರಿತರಾಗಿ ಹೋಗಬೇಕು. ಅವರಿಗೆ ಇಹದಲ್ಲಿ ಅಪಮಾನವೂ ಪರದಲ್ಲಿ ಘೋರ ಶಿಕ್ಷೆಯೂ ಕಾದಿದೆ.
115. ಪೂರ್ವ ಪಶ್ಚಿಮಗಳೆಲ್ಲವೂ ಅಲ್ಲಾಹನವು. ನೀವೆತ್ತ ಮುಖ ಮಾಡಿದರೂ ಅಲ್ಲಿ ಅಲ್ಲಾಹನ ಮುಖವಿದೆ. ನಿಶ್ಚಯವಾಗಿಯೂ ಅಲ್ಲಾಹನು ಬಹುವಿಶಾಲನೂ ಅಭಿಜ್ಞನೂ ಆಗಿರುತ್ತಾನೆ.
116. ಅಲ್ಲಾಹನು ಪುತ್ರನನ್ನು ಹೊಂದಿದ್ದಾನೆಂದು ಅವರನ್ನುತ್ತಾರೆ. ಇಂತಹ ಮಾತುಗಳಿಂದ ಅಲ್ಲಾಹನು ಪರಿಶುದ್ಧನು. ವಾಸ್ತವದಲ್ಲಿ ಭೂಮಿ-ಆಕಾಶಗಳಲ್ಲಿರುವುದೆಲ್ಲ ಅವನ ಸೊತ್ತು. ಸರ್ವವೂ ಅವನ ವಿಧೇಯ ಆಜ್ಞಾನುಪವರ್ತಿಗಳು.
117. ಆತನು ಭೂಮಿ-ಆಕಾಶಗಳ ನಿರ್ವಾಹ್ಯ. ಅವನು ಯಾವುದಾದರೊಂದು ಕಾರ್ಯದ ನಿರ್ಧಾರ ಮಾಡಿಕೊಂಡೊಡನೆ 'ಸಂಭವಿಸು' ಎಂದು ಆಜ್ಞಾಪಿಸುತ್ತಾನೆ. ಆಗಲೇ ಅದು ಸಂಭವಿಸುತ್ತದೆ.
118. ಅಲ್ಲಾಹನು ಸ್ವತಃ ನಮ್ಮೊಡನೆ ಮಾತಾಡುವುದಿಲ್ಲವೇಕೆ? ಅಥವಾ ಯಾವುದಾದರೂ ನಿದರ್ಶನವೇಕೆ ನಮಗೆ ತೋರುವುದಿಲ್ಲ? ಎಂದು ತಿಳಿಗೇಡಿಗಳು ಕೇಳುತ್ತಾರೆ. ಇವರಿಗಿಂತ ಹಿಂದಿನವರೂ ಹೀಗೆಯೇ ಹೇಳುತ್ತಿದ್ದರು. ಇವರೆಲ್ಲರ (ಮುಂದಿನ ಮತ್ತು ಹಿಂದಿನ ಪಥಭ್ರಷ್ಟರ) ಮನೋವೃತ್ತಿಗಳು ಒಂದೇ ತೆರನಾಗಿವೆ. ದೃಢ ವಿಶ್ವಾಸಿಗಳಿಗೆ ನಾವು ಸುಸ್ಪಷ್ಟ ದೃಷ್ಟಾಂತಗಳನ್ನು ವ್ಯಕ್ತ ಪಡಿಸಿದ್ದೇವೆ.
- وَقَالَتِ الْيَهُودُ لَيْسَتْ إِلَيْنَا شَيْءٌ ۖ وَهُمْ يَتْلُونَ الْكِتَابَ كَذَلِكَ قَالَ الَّذِينَ لَا يَعْلَمُونَ مِثْلَ قَوْلِهِمْ ۚ قَالَ اللَّهُ يُحْكُمُ بَيْنَهُمْ يَوْمَ الْقِيَامَةِ فِيمَا كَانُوا فِيهِ يَخْتَلِفُونَ ﴿١١٤﴾
- وَمَنْ أَظْلَمُ مِمَّنْ مَنَّ اللَّهُ أَنْ يُدْكَرَ فِيهَا اسْمُهُ وَسَعَىٰ فِي خَرَابِهَا ۗ أُولَٰئِكَ مَا كَانَ لَهُمْ أَنْ يَدْخُلُوهَا إِلَّا خَائِفِينَ لَهُمْ فِي الدُّنْيَا خِزْيٌ ۗ وَلَهُمْ فِي الْآخِرَةِ عَذَابٌ عَظِيمٌ ﴿١١٥﴾
- وَاللَّهُ الْمُسْتَرِقُّ وَالْمَعْرِبُ ۖ قَائِمًا تَوَلَّوْا فَنَمَّ وَجْهُ اللَّهِ ۗ إِنَّ اللَّهَ وَاسِعٌ عَلِيمٌ ﴿١١٦﴾
- وَقَالُوا اتَّخَذَ اللَّهُ وَاكِدًا وَسُبْحٰنَهُ بَلْ لَءَ مَا فِي السَّمٰوٰتِ وَالْاَرْضِ كُلِّ لَءَ فَنَدْنُوْنَ ﴿١١٧﴾
- بَدِيْعُ السَّمٰوٰتِ وَالْاَرْضِ ۗ وَاِذَا قَضٰى اَمْرًا فَاِنَّمَا يَقُوْلُ لَهٗ كُنْ فَيَكُوْنُ ﴿١١٨﴾
- وَقَالَ الَّذِينَ لَا يَعْلَمُونَ لَوْلَا يُكَلِّمُنَا اللَّهُ اَوْ تَأْتِيْنَا اٰيَةً ۗ كَذٰلِكَ قَالَ الَّذِينَ مِنْ قَبْلِهِمْ مِّثْلَ قَوْلِهِمْ ۗ تَشَابَهَتْ قُلُوْبُهُمْ قَدْ بَيَّنَّا الْاٰيٰتِ لِقَوْمٍ يُوقِنُوْنَ ﴿١١٨﴾

119. ನಿಶ್ಚಯವಾಗಿಯೂ ನಾವು ನಿಮ್ಮನ್ನು ಸತ್ಯಜ್ಞಾನದೊಂದಿಗೆ ಸುವಾರ್ತೆ ಕೊಡುವವನಾಗಿಯೂ ಎಚ್ಚರಿಕೆ ಕೊಡುವವನಾಗಿಯೂ ಮಾಡಿ ಕಳುಹಿಸಿದ್ದೇವೆ. (ಇದಕ್ಕಿಂತಲೂ ದೊಡ್ಡ ದೃಷ್ಟಾಂತ ಇನ್ನಾವುದಿದೆ?)³⁹ ನರಕದೊಂದಿಗೆ ಬಾಂಧವ್ಯ ಬೆಳೆಸಿಕೊಂಡವರ ಕಡೆಯಿಂದ ನೀವು ಹೊಣೆಗಾರರಾಗುವುದಿಲ್ಲ.

إِنَّا أَرْسَلْنَاكَ بِالْحَقِّ بَشِيرًا وَنَذِيرًا وَلَا
سُئِلُ عَنْ أَصْحَابِ الْجَحِيمِ ①

120. ಯಹೂದಿಯರೂ ಕ್ರೈಸ್ತರೂ-ನೀವು ಅವರ ಮಾರ್ಗವನ್ನು ಅನುಸರಿಸುವ ವರೆಗೂ ನಿಮ್ಮ ಬಗ್ಗೆ ಎಂದೂ ಪ್ರಸನ್ನರಾಗರು. ಅಲ್ಲಾಹನು ತೋರಿಸಿದ ಮಾರ್ಗದರ್ಶನವೇ ವಾಸ್ತವಿಕ ಮಾರ್ಗದರ್ಶನವೆಂದು ಸ್ಪಷ್ಟವಾಗಿ ಹೇಳಿಬಿಡಿರಿ. ನಿಮ್ಮ ಬಳಿಗೆ ಬಂದಿರುವ ದಿವ್ಯಜ್ಞಾನದ ಬಳಿಕವೂ ನೀವು ಅವರ ಚಿತ್ತಾ ಕಾಂಕ್ಷೆಗಳನ್ನನುಸರಿಸಿದರೆ ಅಲ್ಲಾಹನ ಹಿಡಿತದಿಂದ ರಕ್ಷಿಸಲು ಯಾವನೊಬ್ಬ ರಕ್ಷಕ ಮಿತ್ರನಾಗಲಿ ಸಹಾಯಕನಾಗಲಿ ನಿಮಗೆ ಇರಲಾರನು.

وَلَنْ تَرْضَىٰ عَنْكَ الْيَهُودَ وَلَا النَّصَارَىٰ حَتَّىٰ تَتَّبِعَ
مِلَّةَهُمْ ۗ قُلْ إِنْ هَدَىٰ اللَّهُ فَمَا لَهُدَىٰ ۗ وَاللَّهُ
يُتَّبِعُ أَهْوَاءَ هُمْ بَعْدَ الَّذِي جَاءَكَ مِنَ
الْعِلْمِ ۗ مَا لَكَ مِنَ اللَّهِ مِنْ وَّلِيٍّ وَلَا نَصِيرٍ ②

121. ನಾವು ಗ್ರಂಥವನ್ನು ದಯಪಾಲಿಸಿದ ಬಳಿಕ ಓದಬೇಕಾದ ರೀತಿಯಲ್ಲಿ ಅದನ್ನು (ಕುರ್ಆನನ್ನು) ಓದುವವರು ಅದರ ಮೇಲೆ ಹೃತ್ಯೂರ್ವಕ ವಿಶ್ವಾಸವಿಡುತ್ತಾರೆ.⁴⁰ ಅದನ್ನು ನಿಷೇಧಿಸುವವರೇ ನಷ್ಟಹೊಂದುವವರು.

الَّذِينَ اتَّيْنَهُمُ الْكِتَابَ يَتْلُونَهُ حَقَّ تِلَاوَتِهِ
أُولَٰئِكَ يُؤْتُونَ بِهِ ۗ وَمَنْ يَكْفُرْ بِهِ فَأُولَٰئِكَ
هُمُ الْخٰسِرُونَ ③

122. ಓ ಇಸ್ರಾಈಲ್ ಸಂತತಿಗಳೇ, ನಾನು ನಿಮಗೆ ಒದಗಿಸಿದ ಕೊಡುಗೆಗಳನ್ನು ಮತ್ತು ಜಗತ್ತಿನ ಎಲ್ಲಾ ಜನಾಂಗಗಳ ಪೈಕಿ ನಿಮಗೆ ಶ್ರೇಷ್ಠತೆ ದಯಪಾಲಿಸಿದ್ದುದನ್ನು ಸ್ಮರಿಸಿರಿ.

يٰٓبَنِي إِسْرٰٓءِيلَ اذْكُرُوا نِعْمَتِيَ الَّتِي اٰتٰٓتٰكُمْ
عَلَيْكُمْ وَاَنۢىۤ اَفۡضَلۡتُكُمْ عَلٰى الْعٰلَمِيۢنَ ④

123. ಯಾರೂ ಯಾರಿಗೂ ಕಿಂಚಿತ್ತೂ ಉಪಕರಿಸದ, ಯಾರಿಂದಲೂ ಪರಿಹಾರಧನ ಸ್ವೀಕರಿಸಲಾಗದ, ಯಾವ ಶಿಫಾರಸೂ ಫಲಕಾರಿಯಾಗದ ಮತ್ತು ಅಪರಾಧಿಗಳಿಗೆ ಎಲ್ಲಿಂದಲೂ ಯಾವ ಸಹಾಯವೂ ಒದಗದ ಆ ದಿನವನ್ನು ಭಯಪಡಿರಿ.

وَاتَّقُوا يَوْمًا لَا تَجۡزِي نَفۡسٌ عَنۡ نَّفۡسٍ شَيْئًا
وَلَا يُقۡبَلُ مِنْهَا عَدۡلٌ وَلَا تَنۡفَعُهَا شَفَاعَةٌ
وَلَا هُمْ يُنۡصَرُونَ ⑤

39. ಅರ್ಥಾತ್- ಇತರ ದೃಷ್ಟಾಂತಗಳಂತಿರಲಿ, ಸ್ವಯಂ ಮುಹಮ್ಮದ್(ಸ) ವ್ಯಕ್ತಿತ್ವವೇ ಅತ್ಯಂತ ಸ್ಪಷ್ಟವಾದ ದೃಷ್ಟಾಂತವಾಗಿದೆ. ಪ್ರವಾದಿತ್ವಕ್ಕೆ ಮೊದಲಿನ ಅವರ ಜೀವನ, ಅವರು ಹುಟ್ಟಿ ಬೆಳೆದ ಸಮುದಾಯ ಮತ್ತು ರಾಷ್ಟ್ರದ ಸ್ಥಿತಿಗತಿಗಳು, ಅವರು ನಲ್ಪತ್ತು ವರ್ಷಗಳ ಕಾಲ ಜೀವನ ಸಾಗಿಸಿದ ಪರಿಸರ, ಪ್ರವಾದಿಯಾದ ನಂತರ ಅವರು ಮಾಡಿದ ಅದ್ಭುತ ಸಾಧನೆಗಳು ಇವೆಲ್ಲವೂ ಸುಸ್ಪಷ್ಟವಾದ ದೃಷ್ಟಾಂತಗಳಾಗಿವೆ. ಇದರ ಹೊರತು ಬೇರೆ ದೃಷ್ಟಾಂತಗಳನ್ನು ನೀಡುವ ಅವಶ್ಯಕತೆಯೇ ಉದ್ಭವಿಸುವುದಿಲ್ಲ.

40. ಇದು ಗ್ರಂಥದವರ ಪೈಕಿ ಉತ್ತಮ ವ್ಯಕ್ತಿಗಳ ಕಡೆಗೆ ಸೂಚನೆ. ಅವರು ಪ್ರಾಮಾಣಿಕತೆ ಮತ್ತು ಸತ್ಯಸಂಧತೆಯೊಂದಿಗೆ ತಮ್ಮ ಬಳಿ ಮೊದಲಿನಿಂದಲೇ ಇರುವ ದೇವ ಗ್ರಂಥವನ್ನು ಪಠಿಸುವುದರಿಂದ, ಪವಿತ್ರ ಕುರ್ಆನನ್ನು ಕೇಳಿ ಅಥವಾ ಓದಿ ಅದರ ಮೇಲೆ ವಿಶ್ವಾಸವಿಡುತ್ತಾರೆ.

124. ಇಬ್‌ರಾಹೀಮರನ್ನು ಅವರ ಪ್ರಭು ಕೆಲವು ವಿಷಯಗಳಲ್ಲಿ ಪರೀಕ್ಷಿಸಿದ ಸಂದರ್ಭವನ್ನು ಸ್ಮರಿಸಿರಿ. ಅವರು ಅವುಗಳೆಲ್ಲಾ ಸಫಲರಾದರು. ಆಗ ಅಲ್ಲಾಹನು, "ನಾನು ನಿಮ್ಮನ್ನು ಸರ್ವ ಜನರ ನಾಯಕನನ್ನಾಗಿ ಮಾಡುವವನಿದ್ದೇನೆ" ಎಂದನು. ಇಬ್‌ರಾಹೀಮರು, "ನನ್ನ ಸಂತಾನಗಳಿಗೂ ಇದೇ ವಾಗ್ದಾನವೇ?" ಎಂದು ಬಿನ್ನವಿಸಿದರು. ಆಗ ಅಲ್ಲಾಹನು, "ನನ್ನ ವಾಗ್ದಾನವು ಅಕ್ರಮಿಗಳಿಗೆ ಅನ್ವಯಿಸುವುದಿಲ್ಲ" ಎಂದು ಉತ್ತರಿಸಿದನು.⁴¹

وَإِذِ ابْتَلَىٰ إِبْرَاهِيمَ رَبُّهُ بِكَلِمَاتٍ فَأَتَمَّهُنَّ ۗ
قَالَ إِنِّي جَاعِلُكَ لِلنَّاسِ إِمَامًا ۗ قَالَ وَمِنْ
ذُرِّيَّتِي ۗ قَالَ لَا يَنَالُ عَهْدِي الظَّالِمِينَ ﴿١٢٤﴾

125. ನಾವು ಆ ಭವನ(ಕಅಬಾ)ವನ್ನು ಜನರಿಗೆ ಕೇಂದ್ರ ಹಾಗೂ ಶಾಂತಿ ಸ್ಥಾನವನ್ನಾಗಿ ನಿಶ್ಚಯಿಸಿದ ಸಂದರ್ಭ(ವನ್ನು ಸ್ಮರಿಸಿರಿ). "ಇಬ್‌ರಾಹೀಮರು ಆರಾಧನೆಗಾಗಿ ನಿಲ್ಲುವ ಸ್ಥಾನವನ್ನು ನೀವು ಸ್ಥಿರವಾದ ನಮಾಝ್‌ನ ತಾಣವನ್ನಾಗಿಸಿ ಕೊಳ್ಳಿರಿ" ಎಂದು ನಾವು ಜನರಿಗೆ ಆಜ್ಞಾಪಿಸಿದ್ದೆವು. "ನನ್ನ ಈ ಭವನದ ಪ್ರದಕ್ಷಿಣೆ ಮತ್ತು ತಪಶ್ಚರ್ಯೆ ಬಾಗುವವರಿಗಾಗಿ ಹಾಗೂ ಸಾಷ್ಟಾಂಗ ವೆರಗುವವರಿಗಾಗಿ ನಿರ್ಮಲವಾಗಿರಿಸಿರಿ" ಎಂದು ಇಬ್‌ರಾಹೀಮ್ ಮತ್ತು ಇಸ್ಮಾಕೀಲರಿಗೆ ತಾಕೀತು ಮಾಡಿದ್ದೆವು.

وَإِذْ جَعَلْنَا الْبَيْتَ مَثَابَةً لِّلنَّاسِ وَأَمْنًا ۗ
وَاتَّخِذُوا مِن مَّقَامِ إِبْرَاهِيمَ مُصَلًّى ۗ وَ
عَهْدِنَا إِلَىٰ إِبْرَاهِيمَ وَإِسْحَاقَ أَن طَهَّرَا
بَيْتِي لِلطَّائِفِينَ وَالْعَاكِفِينَ وَالرُّكَّعِ السُّجُودِ ﴿١٢٥﴾

126. ಇಬ್‌ರಾಹೀಮರು, "ಓ ನನ್ನ ಪ್ರಭೂ! ಈ ನಗರವನ್ನು ಶಾಂತಿಯ ನಗರವನ್ನಾಗಿ ಮಾಡು ಮತ್ತು ಇಲ್ಲಿಯ ನಿವಾಸಿಗಳ ಪೈಕಿ ಅಲ್ಲಾಹ್ ಮತ್ತು ಅಂತಿಮ ದಿನದಲ್ಲಿ ವಿಶ್ವಾಸವಿಡುವವರಿಗೆ ನಾನಾ ಫಲಗಳ ಆಹಾರವನ್ನು ನೀಡು" ಎಂದ ಸಂದರ್ಭ(ವನ್ನು ಸ್ಮರಿಸಿರಿ). ಅವರ ಪ್ರಭುವು, "ನಾನು ಭೂಲೋಕದ ಅಲ್ಪಕಾಲದ ಜೀವನಾಧಾರವನ್ನು ಅವಿಶ್ವಾಸಿಗೂ ಕೊಡುವೆನು. ಆದರೆ ಆ ಮೇಲೆ ಅವನನ್ನು ನರಕಕ್ಕೆ ತಳ್ಳುವೆನು. ಅದು ಅತ್ಯಂತ ನಿಕೃಷ್ಟ ನೆಲೆಯಾಗಿರುತ್ತದೆ" ಎಂದು ಉತ್ತರಿಸಿದನು.

وَإِذْ قَالَ إِبْرَاهِيمُ رَبِّ اجْعَلْ هَذَا بَلَدًا
أَمِنًا ۗ وَارْزُقْ أَهْلَكَ مِنَ الثَّمَرَاتِ ۗ مَنْ
أَمِنَ مِنْهُم بِاللَّهِ وَالْيَوْمِ الْآخِرِ قَالَ وَمَنْ
كَفَرَ فَأُمَتِّعُهُ قَلِيلًا ثُمَّ أَضْطَرُّهُ إِلَىٰ عَذَابِ
النَّارِ ۗ وَبِئْسَ الْمَصِيرُ ﴿١٢٦﴾

127. ಇಬ್‌ರಾಹೀಮರೂ ಇಸ್ಮಾಕೀಲರೂ ಆ ಭವನದ ಭಿತ್ತಿಗಳನ್ನೇರಿಸುತ್ತಿರುವಾಗ (ಹೀಗೆ) ಪ್ರಾರ್ಥಿಸುತ್ತಲೇ ಇದ್ದರು-"ಓ ನಮ್ಮ ಪ್ರಭೂ! ನಮ್ಮಿಂದ ಈ ಸೇವೆಯನ್ನು ಸ್ವೀಕರಿಸು; ನಿಶ್ಚಯ ವಾಗಿಯೂ ನೀನು ಎಲ್ಲವನ್ನೂ ಆಲಿಸುವವನೂ ಎಲ್ಲವನ್ನೂ ತಿಳಿದವನೂ ಆಗಿರುತ್ತೀ.

وَإِذْ يَرْفَعُ إِبْرَاهِيمُ الْقَوَاعِدَ مِنَ الْبَيْتِ
وَإِسْحَاقُ ۗ رَبَّنَا تَقَبَّلْ مِنَّا ۗ إِنَّكَ أَنْتَ
السَّمِيعُ الْعَلِيمُ ﴿١٢٧﴾

41. ಅರ್ಥಾತ್- ಈ ವಾಗ್ದಾನವು ನಿಮ್ಮ ಸಂತತಿಯ ಸಜ್ಜನ ವರ್ಗಕ್ಕೆ ಮಾತ್ರ ಅನ್ವಯಿಸುತ್ತದೆ. ಅವರ ಪೈಕಿ ಅಕ್ರಮಿಗಳಿಗೆ ಈ ವಾಗ್ದಾನ ಅನ್ವಯಿಸುವುದಿಲ್ಲ. ಇಲ್ಲಿ ಅಕ್ರಮಿ ಎಂದರೆ ಮನುಷ್ಯರ ಮೇಲೆ ಆಕ್ರಮವೆಸಗುವವರು ಮಾತ್ರವಲ್ಲ, ಸತ್ಯ ಮತ್ತು ಸತ್ಯಸಂಧತೆಯ ಮೇಲೆ ಅಕ್ರಮವೆಸಗುವವರೂ ಅದರಲ್ಲಿ ಸೇರಿದ್ದಾರೆ.

128. ಓ ಪ್ರಭೂ, ನಮ್ಮಿವರನ್ನು ನಿನ್ನ ಆಜ್ಞಾನುಸಾರಿಗಳಾಗಿ ಮಾಡು. ನಮ್ಮ ಸಂತತಿಯಲ್ಲಿ ನಿನ್ನ ಆಜ್ಞಾನುಸಾರಿಯಾದ ಒಂದು ಸಮುದಾಯವನ್ನು ಎಬ್ಬಿಸು. ನಮಗೆ ನಿನ್ನ ದಾಸ್ಯ-ಆರಾಧನೆಯ ಕ್ರಮಗಳನ್ನು ತೋರಿಸಿ ಕೊಡು ಮತ್ತು ನಮ್ಮ ಅಪರಾಧಗಳನ್ನು ಕ್ಷಮಿಸು. ನೀನು ಮಹಾ ಕ್ಷಮಾದಾನಿಯೂ ಕರುಣಾನಿಧಿಯೂ ಆಗಿರುತ್ತೀಯೆ.

رَبَّنَا وَاجْعَلْنَا مُسْلِمِينَ لَكَ وَمِنْ دُرِّيَّتِنَا
أُمَّةً مُسْلِمَةً لَكَ وَأَإِنَّا مَنَّا سِوَاكَ وَتُبَّ
عَلَيْنَا إِنَّكَ أَنْتَ التَّوَّابُ الرَّحِيمُ ﴿١٢٨﴾

129. ಓ ಪ್ರಭೂ, ಅವರಿಗೆ ನಿನ್ನ ವಚನಗಳನ್ನು ಪಠಿಸಿ ಹೇಳುವ ಮತ್ತು ಗ್ರಂಥವನ್ನೂ ಯುಕ್ತಿಯನ್ನೂ ಬೋಧಿಸುವ ಹಾಗೂ ಅವರ ಜೀವನವನ್ನು ಸಂಸ್ಕರಿಸುವ ಓರ್ವ ಸಂದೇಶವಾಹಕನನ್ನು ಅವರೊಳಗಿಂದಲೇ ನಿಯೋಜಿಸು. ನೀನು ಮಹಾಪ್ರತಾಪಿಯೂ ಯುಕ್ತಿಪೂರ್ಣನೂ ಆಗಿರುತ್ತೀಯೆ.

رَبَّنَا وَابْعَثْ فِيهِمْ رَسُولًا مِّنْهُمْ يَتْلُو آيَاتِكَ
أُتِيَتْكَ وَيُعَلِّمُهُمُ الْكِتَابَ وَالْحِكْمَةَ وَيُرِيدُ لَهُمُ
إِنَّا أَنْتَ الْعَزِيزُ الْحَكِيمُ ﴿١٢٩﴾

130. ಇಬ್‌ರಾಹೀಮರ ಸಂಪ್ರದಾಯವನ್ನು ತಿರಸ್ಕರಿಸುವವನಾರು? ತನ್ನನ್ನು ತಾನೇ ಮೂರ್ಖತನದಲ್ಲಿ ಸಿಲುಕಿಸಿಕೊಂಡಾತನ ಹೊರತು ಬೇರಾರು ಹೀಗೆ ಮಾಡಬಲ್ಲರು? ಇಬ್‌ರಾಹೀಮರನ್ನು ಇಹಲೋಕದಲ್ಲಿ ನಮ್ಮ ಕಾರ್ಯಕ್ಕಾಗಿ ನಾವು ಆಯ್ಕೆ ಮಾಡಿಕೊಂಡಿದ್ದೆವು. ಪರದಲ್ಲಿ ಅವರು ಸಜ್ಜನರೊಂದಿಗೆ ಇರುವರು.

وَمَنْ يَرْتَدَّ عَنْ وِلَايَةِ إِبْرَاهِيمَ الْإِيمَانِ سَفِهَهُ
نَفْسَهُ وَلَقَدْ اصْطَفَيْنَاهُ فِي الدُّنْيَا وَإِنَّا
فِي الْآخِرَةِ لَكَيْمَنُ الضَّالِّينَ ﴿١٣٠﴾

131. ಅವರ ಪ್ರಭು ಅವರೊಡನೆ, 'ಮುಸ್ಲಿಮನಾಗು'⁴² ಎಂದಾಗ ಅವರು ತಕ್ಷಣ "ನಾನು ವಿಶ್ವದೊಡೆಯನ ಮುಸ್ಲಿಮನಾದೆನು" ಎಂದರು.

إِذْ قَالَ لَهُ رَبُّهُ أَسْلِمُ قَالَ اسْلَمْتَ لِلرَّبِّ الْعَالَمِينَ ﴿١٣١﴾

132. ತಮ್ಮ ಸಂತತಿಗಳಿಗೂ ಅವರು ಅದೇ ಸಂಪ್ರದಾಯದಂತೆ ನಡೆಯುವ ಉಪದೇಶ ಮಾಡಿದ್ದರು. ಅದರ ಉಪದೇಶವನ್ನೇ ಯಾಹೂದರು ತನ್ನ ಸಂತತಿಗೂ ಮಾಡಿದರು. ಅವರು, "ನನ್ನ ಮಕ್ಕಳೇ, ನಿಶ್ಚಯವಾಗಿಯೂ ಅಲ್ಲಾಹನು ನಿಮಗಾಗಿ ಈ ಧರ್ಮವನ್ನೇ ಆಯ್ಕೆ ಮಾಡಿದನು. ಆದುದರಿಂದ ಕೊನೆಯುಸಿರಿನ ತನಕವೂ ಮುಸ್ಲಿಮರಾಗಿಯೇ ಜೀವಿಸಿರಿ" ಎಂದಿದ್ದರು.

وَوَصَّي بِهَا إِبْرَاهِيمَ بَنِيهِ وَيَعْقُوبَ يَبْنَؤُا إِنَّ
اللَّهَ اصْطَفَىٰ لَكُمْ الدِّينَ فَلَا تَمُوتُنَّ إِلَّا
وَ أَنْتُمْ مُسْلِمُونَ ﴿١٣٢﴾

42. 'ಮುಸ್ಲಿಮ್' ಎಂದರೆ ಅಲ್ಲಾಹನ ಮುಂದೆ ಅನುಸರಣೆಯಲ್ಲಿ ಶಿರಬಾಗಿರುವವನು, ಅಲ್ಲಾಹನನ್ನು ಮಾತ್ರ ತನ್ನ ಮಾಲಕ, ಒಡೆಯ, ಆಜ್ಞಾಧೀಶ ಮತ್ತು ಆರಾಧನೆಂದು ಒಪ್ಪಿಕೊಳ್ಳುವವನು. ತನ್ನನ್ನು ಅಲ್ಲಾಹನಿಗೊಪ್ಪಿಸಿ ಬಿಡುವವನು, ದೇವ ವತಿಯಿಂದ ಬಂದ ಮಾರ್ಗದರ್ಶನದಂತೆ ಲೋಕದಲ್ಲಿ ಜೀವನ ನಡೆಸುವವನು, ಈ ವಿಶ್ವಾಸ ಮತ್ತು ಧೋರಣೆಯ ಹೆಸರೇ ಇಸ್ಲಾಮ್. ಸೃಷ್ಟಿಯ ಆರಂಭವಾದಂದಿನಿಂದ ಲೋಕದ ವಿವಿಧ ರಾಷ್ಟ್ರ ಮತ್ತು ಸಮುದಾಯಗಳಲ್ಲಿ ಬಂದ ಪ್ರವಾದಿಗಳೆಲ್ಲರ ಧರ್ಮ ಇದುವೇ ಆಗಿತ್ತು.

133. ಯಾಕೂಬರು ಈ ಲೋಕವನ್ನು ಬಿಟ್ಟುಗಲುತ್ತಿದ್ದ ಸಂದರ್ಭದಲ್ಲಿ ನೀವು ಉಪಸ್ಥಿತರಿದ್ದೀರಾ? ಅವರು ಮರಣಹೊಂದುತ್ತಿದ್ದಾಗ ತನ್ನ ಪುತ್ರರೊಡನೆ, "ನನ್ನ ಕಾಲಾನಂತರ ನೀವು ಯಾರ ದಾಸ್ಯ-ಆರಾಧನೆ ಮಾಡುವಿರಿ?" ಎಂದು ಕೇಳಿದರು. ಅವರೆಲ್ಲರೂ "ನೀವು ಮತ್ತು ನಿಮ್ಮ ಹಿರಿಯರಾದ ಇಬ್ನಾಹೀಮ್, ಇಸ್ಮಾಈಲ್ ಮತ್ತು ಇಸಾಹಾಕ್‌ರು ವಿಶ್ವಾಸವಿರಿಸಿದ್ದ ಅದೇ ಏಕಮಾತ್ರ ದೇವನ ದಾಸ್ಯ-ಆರಾಧನೆಯನ್ನೇ ನಾವು ಮಾಡುವೆವು ಮತ್ತು ನಾವು ಕೇವಲ ಆತನ ಮುಸ್ಲಿಮ್ (ಶರಣುಹೋದವ) ರಾಗಿದ್ದೇವೆ" ಎಂದು ಉತ್ತರಿಸಿದರು.

أَمْ كُنْتُمْ شُهَدَاءَ إِذْ حَضَرَ يَعْقُوبَ النَّوْتُ
إِذْ قَالَ لِبَنِيهِ مَا تَعْبُدُونَ مِنِّي بَعْدِي قَالُوا
نَعْبُدُ إِلَهَكَ وَاللَّهُ أَبَاكَ إِبْرَاهِيمَ وَإِسْمَاعِيلَ
وَإِسْحَاقَ إِلَهًا وَاحِدًا وَنَحْنُ لَهُ مُسْلِمُونَ ﴿١٣٣﴾

134. ಗತಿಸಿಹೋದ ಒಂದು ಸಮುದಾಯವದು. ಅವರು ಗಳಿಸಿದುದು ಅವರಿಗೆ ಮತ್ತು ನೀವು ಗಳಿಸಿದುದು ನಿಮಗೆ. ಅವರ ಕರ್ಮಗಳ ಕುರಿತು ನಿಮ್ಮೊಡನೆ ವಿಚಾರಣೆ ನಡೆಯಲಾರದು.

تِلْكَ أُمَّةٌ قَدْ خَلَتْ لَهَا مَا كَسَبَتْ وَلكُمْ مَا
كَسَبْتُمْ وَلَا تَسْأَلُونَ عَمَّا كَانُوا يَعْمَلُونَ ﴿١٣٤﴾

135. ಯಹೂದಿಯರಾದರೆ ಸನ್ಮಾರ್ಗ ಪಡೆಯುವಿರೆಂದು ಯಹೂದಿಯರೂ, ಕ್ರೈಸ್ತರಾದರೆ ಸನ್ಮಾರ್ಗ ಪಡೆಯುವಿರೆಂದು ಕ್ರೈಸ್ತರೂ ಹೇಳುತ್ತಾರೆ. ನೀವು ಅವರೊಡನೆ, "ಹಾಗಲ್ಲ, ನಿಜವಾಗಿ ಎಲ್ಲರನ್ನೂ ಬಿಟ್ಟು ಇಬ್ನಾಹೀಮರ ಹಾದಿ" ಎಂದು ಹೇಳಿ ಮತ್ತು ಇಬ್ನಾಹೀಮರು ಬಹುದೇವಾರಾಧಕರಲ್ಲಾಗಿರಲಿಲ್ಲ.

وَقَالُوا كُونُوا هُودًا أَوْ نَصَارَى تَهْتَدُوا قُلْ بَلْ
مِلَّةَ إِبْرَاهِيمَ حَنِيفًا وَمَا كَانَ مِنَ الْمُشْرِكِينَ ﴿١٣٥﴾

136. ಮುಸ್ಲಿಮರೇ ಹೇಳಿ, "ನಾವು ಅಲ್ಲಾಹನ ಮೇಲೆ ಹಾಗೂ ನಮ್ಮ ಕಡೆ ಅವತೀರ್ಣವಾಗಿರುವುದರ ಮೇಲೆ ಮತ್ತು ಇಬ್ನಾಹೀಮ್, ಇಸ್ಮಾಈಲ್, ಇಸಾಹಾಕ್, ಯಾಕೂಬ್ ಮತ್ತು ಯಾಕೂಬರ ಸಂತತಿಗಳಿಗೆ ಅವತೀರ್ಣವಾಗಿರುವುದರ ಮೇಲೆ ಹಾಗೂ ಮೂಸಾ, ಈಸಾ ಮತ್ತು ಇತರ ಎಲ್ಲ ಪ್ರವಾದಿಗಳಿಗೆ ಅವರ ಪ್ರಭುವಿನಿಂದ ದೊರೆತಿರುವುದರ ಮೇಲೆ ವಿಶ್ವಾಸವಿಟ್ಟಿದ್ದೇವೆ. ನಾವು ಅವರೊಳಗೆ ತಾರತಮ್ಯವಿರಿಸುವುದಿಲ್ಲ. ನಾವು ಕೇವಲ ಅಲ್ಲಾಹನ ಮುಸ್ಲಿಮರಾಗಿದ್ದೇವೆ."

قُولُوا آمَنَّا بِاللَّهِ وَمَا أُنزِلَ إِلَيْنَا وَمَا أُنزِلَ
إِلَىٰ إِبْرَاهِيمَ وَإِسْمَاعِيلَ وَإِسْحَاقَ وَيَعْقُوبَ
وَإِلَىٰ سُبْحَانَ وَمَا أَوْقَىٰ مُوسَىٰ وَعِيسَىٰ وَمَا
أَوْقَىٰ النَّبِيُّونَ مِنْ رَبِّهِمْ لَا نُفَرِّقُ بَيْنَ
أَحَدٍ مِنْهُمْ ۗ وَنَحْنُ لَهُ مُسْلِمُونَ ﴿١٣٦﴾

137. ಇನ್ನು, ನೀವು ವಿಶ್ವಾಸವಿರಿಸಿದಂತೆಯೇ ಅವರೂ ವಿಶ್ವಾಸವಿರಿಸಿದರೆ, ನಿಶ್ಚಯವಾಗಿಯೂ ಅವರು ಸನ್ಮಾರ್ಗದಲ್ಲಿದ್ದಾರೆ. ಅವರು ವಿಮುಖರಾದರೆ, ಅವರೇ ಹಟಮಾರಿತನಕ್ಕೊಳಗಾಗಿರುವರೆಂಬುದು ಸ್ಪಷ್ಟವಾಗುತ್ತದೆ. ಆದುದರಿಂದ ಅವರಿಗೆದುರು ನಿಮ್ಮ ಸಂರಕ್ಷಣೆಗೆ ಅಲ್ಲಾಹನೇ ಸಾಕು. ಅವನು ಸರ್ವವನ್ನೂ ಆಲಿಸುವವನೂ ಸರ್ವಜ್ಞನೂ ಆಗಿರುತ್ತಾನೆ.

فَإِنْ آمَنُوا بِبَيِّنَاتٍ مَّا آمَنْتُمْ بِهِ فَقَدْ اهْتَدَوْا
وَإِنْ تَوَلَّوْا فَإِنَّمَا هُمْ فِي شِقَاقٍ فَسَيَكْفِيكَهُمُ
اللَّهُ ۗ وَهُوَ السَّمِيعُ الْعَلِيمُ ﴿١٣٧﴾

138. ಅಲ್ಲಾಹನ ವರ್ಣವನ್ನು ಹೊಂದಿರಿ. ಅವನ ವರ್ಣಕ್ಕಿಂತ ಉತ್ತಮ ವರ್ಣ ಇನ್ನಾರದಿರಬಹುದು? ಮತ್ತು ನಾವು ಕೇವಲ ಆತನ ದಾಸ್ಯ-ಆರಾಧನೆ ಮಾಡುವವರು ಎಂದು ಹೇಳಿರಿ.

صِبْغَةَ اللَّهِ وَمَنْ أَحْسَنُ مِنَ اللَّهِ صِبْغَةً
وَنَحْنُ لَهُ عِبْدُونَ ﴿٣٨﴾

139. ಅವರೊಡನೆ ಹೇಳಿರಿ, "ಅಲ್ಲಾಹ್ ನಮ್ಮ ಪ್ರಭುವೂ ನಿಮ್ಮ ಪ್ರಭುವೂ ಆಗಿರುವಾಗ, ನೀವು ಅಲ್ಲಾಹನ ಬಗ್ಗೆ ನಮ್ಮೊಡನೆ ಜಗಳವಾಡುತ್ತೀರಾ? ನಮ್ಮ ಕರ್ಮಗಳು ನಮಗೆ, ನಿಮ್ಮ ಕರ್ಮಗಳು ನಿಮಗೆ, ನಾವು ನಮ್ಮ ದಾಸ್ಯ-ಆರಾಧನೆಯನ್ನು ಅಲ್ಲಾಹನಿಗಾಗಿ ನಿಷ್ಕಳಂಕಗೊಳಿಸಿದ್ದೇವೆ.

قُلْ أَتُحَاجُّنَا فِي اللَّهِ وَهُوَ رَبُّنَا وَرَبُّكُمْ وَلَنَا
أَعْمَالُنَا وَلَكُمْ أَعْمَالُكُمْ وَنَحْنُ لَهُ مُخْلِصُونَ ﴿٣٩﴾

140. ಅಥವಾ ಇಬ್‌ರಾಹೀಮ್, ಇಸ್ಮಾಈಲ್, ಇಸ್ರಾಹಾಕ್, ಯಾಕೂಬ್ ಮತ್ತು ಯಾಕೂಬರ ಸಂತತಿಯವರೆಲ್ಲರೂ ಯಹೂದಿಯರೋ ಅಥವಾ ಕ್ರೈಸ್ತರೋ ಆಗಿದ್ದರೆಂದು ನೀವೆನ್ನುತ್ತೀರಾ?" ಹೇಳಿರಿ: "ಹೆಚ್ಚು ತಿಳಿದವರು ನೀವೋ ಅಲ್ಲಾಹನೋ? ಅಲ್ಲಾಹನ ಕಡೆಯಿಂದ ದೊರೆತ ಒಂದು ಸಾಕ್ಷ್ಯವು ತನ್ನಲ್ಲಿದ್ದೂ ಅದನ್ನು ಅಡಗಿಸಿದವನಿಗಿಂತ ಹಿರಿಯ ಅಕ್ರಮಿ ಇನ್ನಾರಿರಬಹುದು? ನಿಮ್ಮ ಚಟುವಟಿಕೆಗಳ ಬಗ್ಗೆ ಅಲ್ಲಾಹನು ಅಶ್ರದ್ಧನಲ್ಲ.

أَمْ تَقُولُونَ إِنَّ إِبْرَاهِيمَ وَإِسْمَاعِيلَ وَإِسْحَاقَ
وَيَعْقُوبَ وَالْأَسْبَاطَ كَانُوا هُودًا أَوْ نَصَارَى
قُلْ إِنَّمَا أَعْلَمُهُمْ اللَّهُ وَمَنْ أَظْلَمُ مِمَّنْ
كَتَمَ شَهَادَةً عِنْدَهُ مِنَ اللَّهِ وَمَا اللَّهُ
بِغَافِلٍ عَمَّا تَعْمَلُونَ ﴿٤٠﴾

141. ಗತಿಸಿ ಹೋದ ಒಂದು ಸಮುದಾಯವದು. ಅವರು ಗಳಿಸಿದುದು ಅವರಿಗೆ ಮತ್ತು ನೀವು ಗಳಿಸಿದುದು ನಿಮಗೆ. ಅವರ ಕರ್ಮಗಳ ಕುರಿತು ನಿಮ್ಮೊಡನೆ ವಿಚಾರಣೆ ನಡೆಯದು."

تِلْكَ أُمَّةٌ قَدْ خَلَتْ لَهَا مَا كَسَبَتْ وَلكُمْ
كَسْبُكُمْ وَلَا تَسْأَلُونَ عَمَّا كَانُوا يَعْمَلُونَ ﴿٤١﴾

142. *ಇವರು ಈ ಮುಂಚೆ ಮುಖಮಾಡಿ ನಮಾಝ್ ಮಾಡುತ್ತಿದ್ದ ಕಿಬ್ಲಾದಿಂದ ಒಮ್ಮೆಲೇ ತಿರುಗಿಬಿಡಬೇಕಾದರೆ ಇವರಿಗೇನಾಯಿತು?" ಎಂದು ತಿಳಿಗೇಡಿಗಳು ನಿಶ್ಚಯವಾಗಿಯೂ ಕೇಳುವರು.⁴³ ಓ ಪೈಗಂಬರರೇ, ಅವರೊಡನೆ ಹೇಳಿರಿ: "ಪೂರ್ವ-ಪಶ್ಚಿಮ ಎಲ್ಲವೂ ಅಲ್ಲಾಹನವೇ. ಅಲ್ಲಾಹನು ತಾನಿಷ್ಟಪಡುವವನಿಗೆ ಸನ್ಮಾರ್ಗ ತೋರಿಸುತ್ತಾನೆ."

سَيَقُولُ السُّفَهَاءُ مِنَ النَّاسِ مَا وَلَّهُمْ
عَنْ قِبَلَتِهِمُ الَّذِي كَانُوا عَلَيْهِمْ قُلْ لِلَّهِ
الشَّرْقُ وَالْمَغْرِبُ يَهْدِي مَنْ يَشَاءُ إِلَى صِرَاطٍ مُسْتَقِيمٍ ﴿٤٢﴾

*ಇಲ್ಲಿಂದ 2ನೇ ಕಾಂಡ ಆರಂಭ.

43. ಪ್ರವಾದಿವರ್ಯರು(ಸ) ವಲಸೆಯ (ಹಿಜ್ರತ್) ನಂತರ ಮದೀನಾದಲ್ಲಿ ಹದಿನಾರು-ಹದಿನೇಳು ತಿಂಗಳುಗಳ ಕಾಲ 'ಬೈತುಲ್ ಮುಕದ್ದಿಸ್'ನ ಕಡೆಗೆ ಮುಖಮಾಡಿ ನಮಾಝ್ ನಿರ್ವಹಿಸುತ್ತಿದ್ದರು. ಅನಂತರ ಕಲಬಾವನ್ನು ಅಭಿಮುಖ ಕೇಂದ್ರವಾಗಿ ಮಾಡಿ ನಮಾಝ್ ನಿರ್ವಹಿಸುವ ಆಜ್ಞೆ ಬಂತು.

143. ಮತ್ತು ಇದೇ ರೀತಿ ನೀವು ಜಗತ್ತಿನ ಮಾನವರ ಬಗ್ಗೆ ಸಾಕ್ಷಿಯಾಗಿರಲಿಕ್ಕೂ⁴⁴ ಸಂದೇಶವಾಹಕರು ನಿಮ್ಮ ಬಗ್ಗೆ ಸಾಕ್ಷಿಯಾಗಿರಲಿಕ್ಕೂ ನಾವು ನಿಮ್ಮನ್ನು ಒಂದು ಸುಮಧ್ಯ ಸಮುದಾಯ⁴⁵ವನ್ನಾಗಿ ಮಾಡಿದ್ದೇವೆ. ನಿಮ್ಮಲ್ಲಿ ಸಂದೇಶವಾಹಕರ ಅನುಸರಣೆ ಮಾಡುವವರಾರು ಮತ್ತು ವಿಮುಖರಾಗುವವರಾರೆಂದು ತಿಳಿಯಲಿಕ್ಕಾಗಿ ಮಾತ್ರ ನೀವು ಈ ಮುಂಚೆ ಮುಖ ಮಾಡುತ್ತಿದ್ದ ಕಿಬ್ಬಾವನ್ನು ನಾವು ನಿಶ್ಚಯಿಸಿದ್ದೆವು. ಈ ಸಂಗತಿಯಂತು ಅತ್ಯಂತ ಕಠಿಣವಾಗಿತ್ತು. ಆದರೆ ಅಲ್ಲಾಹನಿಂದ ಸನ್ಮಾರ್ಗ ಹೊಂದಿದವರಿಗೆ ಕಿಂಚಿತ್ತೂ ಕಠಿಣವಾಗಲಿಲ್ಲ. ಅಲ್ಲಾಹನು ನಿಮ್ಮ ಸತ್ಯವಿಶ್ವಾಸವನ್ನು ಎಂದಿಗೂ ನಿಷ್ಕಲಗೊಳಿಸಲಾರನು. ಅಲ್ಲಾಹನು ಜನರ ಬಗ್ಗೆ ಅತ್ಯಂತ ಕೃಪಾಳುವೂ ಕರುಣಾನಿಧಿಯೂ ಆಗಿರುತ್ತಾನೆಂಬುದು ಖಾತ್ರಿಯಾಗಿ ತಿಳಿಯಿರಿ.

وَكَذَلِكَ جَعَلْنَاكُمْ أُمَّةً وَسَطًا لِتَكُونُوا شُهَدَاءَ عَلَى النَّاسِ وَيَكُونَ الرَّسُولُ عَلَيْكُمْ شَهِيدًا ۗ وَمَا جَعَلْنَا الْقِبْلَةَ الَّتِي كُنْتَ عَلَيْهَا إِلَّا لِنَعْلَمَ مَنْ يَتَّبِعِ الرَّسُولَ مِمَّنْ يَنْقَلِبُ عَلَى عَقْبَيْهِ ۗ وَرَبُّكَ كَانتَ لَكَبِيرَةً ۗ إِلَّا عَلَى الَّذِينَ هَدَى اللَّهُ ۗ وَمَا كَانَ اللَّهُ لِيُضِلَّ عِبَانَهُ ۗ إِنَّ اللَّهَ بِالنَّاسِ لَكَرِيمٌ ۝

144. ಓ ಪೈಗಂಬರರೇ, ನಿಮ್ಮ ಮುಖ ಆಗಾಗ ಆಕಾಶದತ್ತ ತಿರುಗುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಇದೋ ನಾವು ನಿಮ್ಮನ್ನು ನೀವಿಷ್ಟಪಡುವ ಕಿಬ್ಬಾದ ಕಡೆಗೇ ತಿರುಗಿಸಿಬಿಡುತ್ತೇವೆ. 'ಮಸ್ಜಿದುಲ್ ಹರಾಮ್'ನ ದಿಕ್ಕಿಗೆ ಮುಖ ಮಾಡಿರಿ. ನೀವಲ್ಲಿದ್ದರೂ ಅದರ ಕಡೆಗೇ ಮುಖ ಮಾಡಿ ನಮಾಝ್ ಮಾಡುತ್ತಲಿರಿ.⁴⁶ (ಕಿಬ್ಬಾದ ಸ್ಥಾನಾಂತರದ) ಈ ಆಜ್ಞೆ ಇವರ ಪ್ರಭುವಿನ ವತಿಯಿಂದ ಬಂದುದು ಸತ್ಯವೆಂದು ಗ್ರಂಥ ಕೊಡಲ್ಪಟ್ಟವರು ಚೆನ್ನಾಗಿ ಬಲ್ಲರು. ಹೀಗಿದ್ದೂ ಇವರು ಮಾಡುತ್ತಿರುವುದರ ಕುರಿತು ಅಲ್ಲಾಹನು ಅಶ್ರದ್ಧನಲ್ಲ.

قَدْ تَرَى تَقَلُّبَ وَجْهِكَ فِي السَّمَاءِ فَلَنُوَلِّيَنَّكَ قِبْلَةً تَرْضَاهَا فَوَلِّ وَجْهَكَ شَطْرَ الْمَسْجِدِ الْحَرَامِ وَحَيْثُ مَا كُنْتُمْ فَوَلُّوا وُجُوهَكُمْ شَطْرَهُ ۗ وَإِنَّ الَّذِينَ أُوتُوا الْكِتَابَ لَيَعْلَمُونَ أَنَّهُ الْحَقُّ مِنْ رَبِّهِمْ ۗ وَمَا اللَّهُ بِغَافِلٍ عَمَّا يَعْمَلُونَ ۝

44. 'ಸುಮಧ್ಯ ಸಮುದಾಯ'ವೆಂದರೆ ನ್ಯಾಯ-ನೀತಿ ಮತ್ತು ಸಂತುಲನೆಯಲ್ಲಿ ನೆಲೆ ನಿಂತ ಲೋಕದ ಸಮುದಾಯಗಳ ಪೈಕಿ ನಾಯಕತ್ವದ ಸ್ಥಾನದಲ್ಲಿರುವ ಸಮುದಾಯವಾಗಿದೆ. ಅದು ಎಲ್ಲರೊಂದಿಗೂ ಸತ್ಯ ಮತ್ತು ನ್ಯಾಯದಿಂದ ಕೂಡಿದ ಸಮಾನ ಸಂಬಂಧ ಹೊಂದಿರುವುದು. ಅಸತ್ಯ ಮತ್ತು ಅನ್ಯಾಯದ ಸಂಬಂಧವನ್ನು ಯಾರೊಂದಿಗೂ ಹೊಂದಿರುವುದಿಲ್ಲ.

45. ಅರ್ಥಾತ್- ನಿರ್ಣಾಯಕ ದಿನದಂದು ಸಮಸ್ತ ಮಾನವಕುಲದ ವಿಚಾರಣೆ ನಡೆಯುವಾಗ, ಪ್ರವಾದಿವರ್ಯರು(ಸ) ಅಲ್ಲಾಹನ ಅಧಿಕೃತ ಪ್ರತಿನಿಧಿಯೆಂಬ ನೆಲೆಯಲ್ಲಿ ತಾನು ದೇವದತ್ತವಾದ ಸುಜ್ಞಾನ, ಸತ್ಯರ್ಮ ಮತ್ತು ಸಂತುಲಿತ ವ್ಯವಸ್ಥೆಯ ಬೋಧನೆಯನ್ನು ಸಾರಸಂಪೂರ್ಣವಾಗಿ ಚಾಚೂ ತಪ್ಪದೆ ತಲಪಿಸಿದ್ದೇನೆ ಮತ್ತು ಅದರಂತೆ ವ್ಯಾವಹಾರಿಕ ಜೀವನವನ್ನು ರೂಪಿಸಿದ್ದೇನೆ ಎಂದು ಸಾಕ್ಷ್ಯ ನುಡಿಯುವರು. ಅನಂತರ ಪ್ರವಾದಿವರ್ಯರು(ಸ) ಉತ್ತರಾಧಿಕಾರಿಗಳೆಂಬ ನೆಲೆಯಲ್ಲಿ ಜನಸಾಮಾನ್ಯರ ಮುಂದೆ ನೀವು ಸಾಕ್ಷ್ಯ ಹೇಳಬೇಕಾಗುವುದು. ಪ್ರವಾದಿವರ್ಯರು(ಸ) ನಿಮಗೆ ತಲಪಿಸಿದ್ದನ್ನು ಇತರರಿಗೆ ತಲುಪಿಸುವಲ್ಲಿ ಮತ್ತು ಅವರು ವ್ಯಾವಹಾರಿಕ ಜೀವನದಲ್ಲಿ ಆಚರಿಸಿದ್ದನ್ನು ಆಚರಿಸುವಲ್ಲಿ ನೀವು ಯಾವುದೇ ರೀತಿಯ ಚ್ಯುತಿ ಮಾಡಲಿಲ್ಲವೆಂದು ಸಾಕ್ಷ್ಯ ಹೇಳಬೇಕಾಗುವುದು.

46. ಇದು ಕಿಬ್ಬಾದ ಬದಲಾವಣೆಯ ಕುರಿತು ನೀಡಲಾದ ಮೂಲ ಆಜ್ಞೆಯಾಗಿದೆ. ಈ ಆಜ್ಞೆ ಹಿ.ಶ. 2ರ ರಜಬ್ ಅಥವಾ ಶಅಬಾನ ತಿಂಗಳಲ್ಲಿ ಅವತೀರ್ಣಗೊಂಡಿತು. ಪ್ರವಾದಿವರ್ಯರು(ಸ) ತಮ್ಮ ಅನುಚರರೊಬ್ಬರ ಬೋಜನ ಕೂಟಕ್ಕೆ ಹೋಗಿದ್ದರು. ಅಲ್ಲಿ ಝಹರಾನ್ ಸಮಯವಾದಾಗ ಅವರು ಜನರಿಗೆ ನಮಾಝ್ ಮಾಡಿಸಲು ಎದ್ದು ನಿಂತರು. ಎರಡು ರಕಅತ್ ನಿರ್ವಹಿಸಿದ ನಂತರ ಮೂರನೆಯ ರಕಅತ್‌ನಲ್ಲಿ ಒಮ್ಮೆಲೇ ದಿವ್ಯವಾಣಿಯ ಮೂಲಕ ಈ ಸೂಕ್ತ ಅವತೀರ್ಣಗೊಂಡಿತು. ತಕ್ಷಣವೇ ಅವರು ಮತ್ತು ಅವರ

145. ನೀವು ಈ ಗ್ರಂಥದವರ ಬಳಿ ಎಂತಹ ಆಧಾರ ಪ್ರಮಾಣಗಳನ್ನು ತಂದರೂ ಇವರು ನಿಮ್ಮ ಕಿಬ್ಬಾವನ್ನು ಅನುಸರಿಸಲಾರರು. ಇವರ ಕಿಬ್ಬಾವನ್ನು ಅನುಸರಿಸಲು ನಿಮಗೂ ಸಾಧ್ಯವಾಗದು. ಇವರಲ್ಲಿ ಯಾವ ಪಂಗಡವೂ ಇನ್ನೊಂದರ ಕಿಬ್ಬಾವನ್ನು ಅನುಸರಿಸಲು ಸಿದ್ಧವಿಲ್ಲ. ನೀವು ನಿಮಗೆ ದೊರೆತ ಜ್ಞಾನದ ಅನಂತರವೂ ಇವರ ಇಚ್ಛೆಗಳನ್ನು ಅನುಕರಿಸಿದರೆ, ನಿಶ್ಚಯವಾಗಿಯೂ ನೀವು ಅಕ್ರಮಿಗಳೆಂದು ಗಣಿಸಲ್ಪಡುವಿರಿ.

وَلَيْنَ آتَيْتَ الَّذِينَ أُوتُوا الْكِتَابَ بِكُلِّ آيَةٍ مَّا تَبِعُوا قِبَلَتَكَ وَمَا أَنْتَ بِتَابِعٍ قِبَلَتِهِمْ وَمَا بَعْضُهُمْ بِتَابِعٍ قِبَلَةَ بَعْضٍ ۗ وَلَئِنِ اتَّبَعْتَ أَهْوَاءَهُمْ مِنْ بَعْدِ مَا جَاءَكَ مِنَ الْعِلْمِ إِنَّكَ إِذًا لَمِنَ الظَّالِمِينَ ﴿٤٥﴾

146. ನಾವು ಗ್ರಂಥ ಕೊಟ್ಟಿರುವವರು ಈ ಸ್ಥಾನವನ್ನು (ಈಗ ಕಿಬ್ಬಾವು ಮಾಡಲ್ಪಟ್ಟ ಸ್ಥಾನವನ್ನು) ತಮ್ಮ ಮಕ್ಕಳನ್ನು ಗುರುತಿಸುವಂತೆಯೇ ಗುರುತಿಸುತ್ತಾರೆ.⁴⁷ ಆದರೆ ಅವರಲ್ಲೊಂದು ಪಂಗಡವು ತಿಳಿದೂ ತಿಳಿದೂ ಸತ್ಯವನ್ನು ಮರೆಮಾಚುತ್ತಿದೆ.

الَّذِينَ آتَيْنَاهُمُ الْكِتَابَ يَعْرِفُونَهُ كَمَا يَعْرِفُونَ آبَاءَهُمْ وَإِنَّ فَرِيقًا مِّنْهُمْ لَيَكْتُمُونَ الْحَقَّ وَهُمْ يَعْلَمُونَ ﴿٤٦﴾

147. ನಿಮ್ಮ ಪ್ರಭುವಿನ ವತಿಯಿಂದ ಬಂದ ಪರಮ ಸತ್ಯವಿದು. ಆದುದರಿಂದ ನೀವು ಈ ಬಗ್ಗೆ ಎಂದೂ ಸಂಶಯ ಕೊಳ್ಳಬೇಡಿ.

الْحَقُّ مِنْ رَبِّكَ فَلَا تَكُونَنَّ مِنَ الْمُمْتَرِينَ ﴿٤٧﴾

148. ಪ್ರತಿಯೊಬ್ಬನಿಗೂ ಅವನು ಮುಖಮಾಡುವ ದಿಕ್ಕೊಂದಿದೆ. ನೀವಂತು ಸತ್ಯರ್ಮಗಳ ದಿಕ್ಕಿಗೆ ಮುನ್ನಡೆಯಿರಿ. ನೀವಲ್ಲಿದ್ದರೂ ಅಲ್ಲಾಹನು ನಿಮ್ಮೆಲ್ಲರನ್ನೂ ಮರಳಿ ತರುವನು. ಅವನ ಅಧಿಕಾರ ವ್ಯಾಪ್ತಿಯಿಂದ ಯಾವುದೂ ಹೊರಗಿಲ್ಲ.

وَلِكُلِّ وُجْهٍ هُوَ مُوَلِّبُهَا فَاسْتَبِقُوا الْخَيْرَاتِ ۗ أَيْنَ مَا تَكُونُوا يَأْتِ بِكُمْ اللَّهُ جَمِيعًا ۗ إِنَّ اللَّهَ عَلَىٰ كُلِّ شَيْءٍ قَدِيرٌ ﴿٤٨﴾

149. ನೀವು ಎತ್ತ ಯಾತ್ರೆ ಹೊರಟಿದ್ದರೂ ಅಲ್ಲಿ (ನಮಾಝಿನ ವೇಳೆ) ನಿಮ್ಮ ಮುಖವನ್ನು 'ಮಸ್ಜಿದುಲ್ ಹರಾಮ್'ನ ಕಡೆಗೆ ತಿರುಗಿಸಿಬಿಡಿರಿ. ಏಕೆಂದರೆ, ನಿಮ್ಮ ಪಾಲಕ ಪ್ರಭುವಿನ ಪರಮ ದಿಟವಾದ ತೀರ್ಮಾನವಿದು. ಅಲ್ಲಾಹನು ನಿಮ್ಮ ಕರ್ಮಗಳ ಕುರಿತು ಅಶ್ರದ್ಧನಲ್ಲ.

وَمِنْ حَيْثُ خَرَجْتَ فَوَلِّ وَجْهَكَ شَطْرَ الْمَسْجِدِ الْحَرَامِ ۗ وَإِنَّهُ لَلْحَقُّ مِنْ رَبِّكَ ۗ وَمَا اللَّهُ بِعَافٍ لِّعَمَّا تَعْمَلُونَ ﴿٤٩﴾

ಹಿಂಬಾಲಕರೆಲ್ಲರೂ ನಮಾಝ್‌ನಲ್ಲಿದ್ದಂತೆಯೇ ಬೈತುಲ್ ಮುಕದ್ದಿಸ್‌ನಿಂದ ಕಅಬಾದ ಕಡೆಗೆ ತಿರುಗಿದರು. ಅನಂತರ ಮದೀನಾ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಅದರ ಡಂಗುರ ಸಾರಲಾಯಿತು. ಸೂಕ್ತದಲ್ಲಿ "ನಿಮ್ಮ ಮುಖ ಆಗಾಗ ಆಕಾಶದತ್ತ ತಿರುಗುತ್ತಿರುವುದನ್ನು ನಾವು ಕಾಣುತ್ತಿದ್ದೇವೆ" ಮತ್ತು "ನಾವು ನಿಮ್ಮನ್ನು ನೀವಿಷ್ಟಪಡುವ ಕಿಬ್ಬಾದ ಕಡೆಗೆ ತಿರುಗಿಸಿಬಿಡುತ್ತೇವೆ" ಎಂದು ಹೇಳಲಾಗಿರುವುದರಿಂದ ಕಿಬ್ಬಾದ ಬದಲಾವಣೆಯ ಆಜ್ಞೆ ಬರುವುದಕ್ಕೆ ಮೊದಲೇ ಪ್ರವಾದಿವರ್ಯರು(ಸ) ಅದರ ನಿರೀಕ್ಷೆಯಲ್ಲಿದ್ದರೆಂದು ಸ್ಪಷ್ಟವಾಗುತ್ತದೆ.

47. ಇದು ಅರಬರ ಒಂದು ನುಡಿಗಟ್ಟಾಗಿದೆ. ವ್ಯಕ್ತಿ ಚೆನ್ನಾಗಿ ತಿಳಿದಿರುವ ವಿಷಯಗಳ ಕುರಿತು "ಅದನ್ನು ಅವನು ತನ್ನ ಮಕ್ಕಳನ್ನು ಗುರುತಿಸುವಂತೆ ಗುರುತಿಸಬಲ್ಲ" ಎಂದು ಹೇಳಲಾಗುತ್ತದೆ. ಕಅಬಾವನ್ನು ಹ. ಇಬ್‌ರಾಹೀಮ್(ಅ) ನಿರ್ಮಿಸಿದ್ದರು. ಅದಕ್ಕೆ ವೈತರಿಕವಾಗಿ ಬೈತುಲ್ ಮುಕದ್ದಿಸ್ ಅದರ ಹದಿಮೂರು ಶತಮಾನಗಳ ನಂತರ ಹ. ಸುಲೈಮಾನ್(ಅ) ಮೂಲಕ ನಿರ್ಮಾಣವಾಗಿತ್ತು ಎಂಬುದನ್ನು ಯಹೂದಿ ಮತ್ತು ಕ್ರೈಸ್ತ ವಿದ್ವಾಂಸರು ಚೆನ್ನಾಗಿ ಬಲ್ಲವರಾಗಿದ್ದರು. ಈ ವಿಷಯ ಯಾರಿಗೂ ತಿಳಿಯದಿರಲಿಲ್ಲ.

150. ಮತ್ತು ನೀವು ಎತ್ತ ಯಾತ್ರೆ ಹೊರಟರೂ ನಿಮ್ಮ ಮುಖವನ್ನು 'ಮಸ್ಜಿದುಲ್ ಹರಾಮ್'ನ ಕಡೆಗೇ ತಿರುಗಿಸಿಬಿಡಿರಿ ಮತ್ತು ಜನರಿಗೆ ನಿಮ್ಮ ವಿರುದ್ಧ ವಾದಕ್ಕೆ ಅವಕಾಶ ಸಿಗದಂತಾಗಲು ನೀವೆಲ್ಲಿದ್ದರೂ ಅದರ ಕಡೆಗೇ ಮುಖ ತಿರುಗಿಸಿರಿ.⁴⁸ ಆದರೆ ಅಕ್ರಮಿಗಳ ಬಾಯಿ ಎಂದೂ ಮುಚ್ಚದು. ಆದುದರಿಂದ ಅವರನ್ನು ನೀವು ಭಯಪಡಬೇಡಿರಿ. ನನ್ನನ್ನು ಮಾತ್ರ ಭಯಪಡಿರಿ. ಇದು ನಿಮ್ಮ ಮೇಲೆ ನನ್ನ ಅನುಗ್ರಹವನ್ನು ಸಂಪೂರ್ಣ ಗೊಳಿಸಲಿಕ್ಕಾಗಿಯೂ⁴⁹ ನನ್ನ ಆಜ್ಞಾಪಾಲನೆಯ ಮೂಲಕ ನೀವು ಸನ್ಮಾರ್ಗ ಪಡೆಯಬಹುದೆಂದು ನಿರೀಕ್ಷೆಯಿಂದಲೂ ಆಗಿರುತ್ತದೆ.

وَمِنْ حَيْثُ خَرَجْتَ فَوَلِّ وَجْهَكَ
شَطْرَ الْمَسْجِدِ الْحَرَامِ وَحَيْثُ مَا كُنْتُمْ
فَوَلُّوا وُجُوهَكُمْ شَطْرَهُ إِلَّا الَّذِينَ
يَكُونُونَ لِلنَّاسِ
عَلَيْكُمْ حُجَّةً ۗ إِلَّا الَّذِينَ ظَلَمُوا مِنْهُمْ
فَلَا تَحْشَوْهُمْ وَاخْشَوْنِي ۚ وَلَا تَتَمَنَّوْا
عَلَيْكُمْ وَعَلَيْكُمْ تَهْتَدُونَ ﴿١٥٠﴾

151. ನಾವು ನಿಮ್ಮೊಳಗಿಂದಲೇ ಓರ್ವ ಸಂದೇಶವಾಹಕನನ್ನು ಕಳುಹಿಸಿದೆವು. ಅವರು ನಿಮಗೆ ನಮ್ಮ ವಚನಗಳನ್ನು ಓದಿ ಹೇಳುತ್ತಾರೆ. ನಿಮ್ಮನ್ನು ಸಂಸ್ಕರಿಸುತ್ತಾರೆ. ನಿಮಗೆ ಗ್ರಂಥ ಮತ್ತು ಯುಕ್ತಿಯ ಶಿಕ್ಷಣ ನೀಡುತ್ತಾರೆ ಮತ್ತು ನೀವು ಇಷ್ಟರ ತನಕ ತಿಳಿಯದಿದ್ದ ಸಂಗತಿಗಳನ್ನು ಬೋಧಿಸುತ್ತಾರೆ.

كَمَا أَرْسَلْنَا فِيكُمْ رَسُولًا مِّنكُمْ يَتْلُو عَلَيْكُمْ
آيَاتِنَا وَيُزَكِّيكُمْ وَيُعَلِّمُكُمُ الْكِتَابَ وَالْحِكْمَةَ
وَيُعَلِّمُكُم مَّا لَمْ تَكُونُوا تَعْلَمُونَ ﴿١٥١﴾

152. (ಇದರಿಂದಲೇ ನಿಮಗೆ ಸನ್ಮಾರ್ಗ ಪ್ರಾಪ್ತಿಯಾಯಿತು) ಆದುದರಿಂದ ನೀವು ನನ್ನನ್ನು ಸ್ಮರಿಸುತ್ತಲಿರಿ, ನಾನು ನಿಮ್ಮನ್ನು ಸ್ಮರಿಸುವೆನು ಮತ್ತು ನನಗೆ ಕೃತಜ್ಞರಾಗಿರಿ, ಕೃತಜ್ಞರಾಗಬೇಡಿರಿ.

فَاذْكُرُونِي أَذْكُرْكُمْ وَاشْكُرُوا لِي وَلَا تَكْفُرُونِ ﴿١٥٢﴾

153. ಓ ಸತ್ಯವಿಶ್ವಾಸಿಗಳೇ, ಸಹನೆ ಮತ್ತು ನಮಾಝಿನಿಂದ ಸಹಾಯ ಪಡೆಯಿರಿ. ನಿಶ್ಚಯವಾಗಿಯೂ ಅಲ್ಲಾಹನು ಸಹನಶೀಲ ರೊಂದಿಗಿದ್ದಾನೆ.

يَا أَيُّهَا الَّذِينَ آمَنُوا اسْتَعِينُوا بِالصَّبْرِ وَ
الصَّلَاةِ إِنَّ اللَّهَ مَعَ الصَّابِرِينَ ﴿١٥٣﴾

154. ಅಲ್ಲಾಹನ ಪಥದಲ್ಲಿ ವಧಿಸಲ್ಪಡುವವರನ್ನು ಮೃತರನ್ನೆಬೇಡಿರಿ. ಅವರು ವಾಸ್ತವದಲ್ಲಿ ಜೀವಂತವಿದ್ದಾರೆ. ಆದರೆ ಅವರ ಜೀವನದ ಅರಿವು ನಿಮಗಾಗುವುದಿಲ್ಲ.

وَلَا تَقُولُوا لِمَنْ يُقْتَلُ فِي سَبِيلِ اللَّهِ
أَمْوَاتٌ بَلْ أَحْيَاءٌ وَلَكِنْ لَا تَشْعُرُونَ ﴿١٥٤﴾

155. ನಾವು ನಿಮ್ಮನ್ನು ಭಯಾಶಂಕೆ, ಹಸಿವು, ಧನಹಾನಿ, ಜೀವಹಾನಿ ಮತ್ತು ಉತ್ಪನ್ನಗಳ ನಾಶಗಳಿಗೊಳಪಡಿಸಿ ಅವಶ್ಯವಾಗಿಯೂ ಪರೀಕ್ಷಿಸುವೆವು. ಇಂತಹ ಸನ್ನಿವೇಶಗಳಲ್ಲಿ ತಾಳ್ಮೆ ವಹಿಸಿದವರಿಗೆ ಸುವಾರ್ತೆ ನೀಡಿರಿ.

وَلَنَبْلُوَنَّكُمْ بِشَيْءٍ مِّنَ الْخَوْفِ وَالْجُوعِ
وَانْقِصَافِ مِّنَ الْأَمْوَالِ وَالْأَنْفُسِ وَالشَّرَاتِ
وَلَنَبَشِّرِ الصَّابِرِينَ ﴿١٥٥﴾

48. ಅಂದರೆ ಯಾರಿಗೂ “ತನ್ನ ಪ್ರಭುವಿನ ಸ್ವಷ್ಟ ಆಜ್ಞೆಯನ್ನು ಉಲ್ಲಂಘಿಸುವ, ಇವರು ಎಂತಹ ಸತ್ಯವಿಶ್ವಾಸಿಗಳು” ಎಂದು ಹೇಳುವ ಅವಕಾಶ ದೊರೆಯಬಾರದು.

49. ಇದು, 'ಜನರಿಗೆ ನಿಮ್ಮ ವಿರುದ್ಧ ವಾದಕ್ಕೆ ಅವಕಾಶ ಸಿಗದಂತಾಗಲು ನೀವೆಲ್ಲಿದ್ದರೂ ಅದರ ಕಡೆಗೇ ಮುಖ ತಿರುಗಿಸಿರಿ' ಎಂಬ ಮಾತಿಗೆ ಸಂಬಂಧಿಸಿದುದಾಗಿದೆ.

156. ಅಂತಹವರ ಮೇಲೆ ವಿಪತ್ತೇನಾದರೂ ಎರಗಿದಾಗ ಅವರು "ನಿಶ್ಚಯವಾಗಿಯೂ ನಾವು ಅಲ್ಲಾಹನವರು ಮತ್ತು ಅಲ್ಲಾಹನಡೆಗೇ ನಮಗೆ ಮರಳಲಿಕ್ಕಿದೆ" ಎನ್ನುವರು.

الَّذِينَ إِذَا أَصَابَهُمُ مُصِيبَةٌ قَالُوا إِنَّا لِلَّهِ وَإِلَيْهِ رُجُوعُنَا ﴿٥٦﴾

157. ಅವರ ಮೇಲೆ ಅವರ ಪ್ರಭುವಿನ ಕಡೆಯಿಂದ ಮಹಾ ಅನುಗ್ರಹ ಗಳಿರುವುವು. ಅವನ ಕಾರುಣ್ಯವು ಅವರನ್ನು ಆಚ್ಛಾದಿಸುವುದು ಮತ್ತು ಇಂತಹವರೇ ಸನ್ಮಾರ್ಗ ಹೊಂದಿದವರಾಗಿರುತ್ತಾರೆ.

أُولَئِكَ عَلَيْهِمْ صَلَوَاتٌ مِّن رَّبِّهِمْ وَرَحْمَةٌ ۖ وَأُولَئِكَ هُمُ الْمُهْتَدُونَ ﴿٥٧﴾

158. ನಿಶ್ಚಯವಾಗಿಯೂ 'ಸಫಾ' ಮತ್ತು 'ಮರ್ವಾ'ಗಳು ಅಲ್ಲಾಹನ ಸಂಕೇತಗಳಲ್ಲಾಗಿರುತ್ತವೆ. ಆದುದರಿಂದ ಪವಿತ್ರ ಭವನದ 'ಹಜ್ಜ್' ಯಾ 'ಉಮ್ರಾ'⁵⁰ ಮಾಡುವಾತನು ಆ ಎರಡು ಬೆಟ್ಟಗಳ ನಡುವೆ 'ಸಲ್ಯಾ' ಮಾಡುವುದರಲ್ಲೇನೂ ದೋಷವಿಲ್ಲ ಮತ್ತು ಸ್ವಯಂ ಪ್ರೇರಣೆಯಿಂದ ಸತ್ಯಮಾಡುವವನನ್ನು ಅಲ್ಲಾಹ್ ಬಲ್ಲವನೂ ಅವನನ್ನು ಗೌರವಿಸುವವನೂ ಆಗಿರುತ್ತಾನೆ.

إِنَّ الصَّفَا وَالْمَرْوَةَ مِن شَعَائِرِ اللَّهِ فَمَنْ حَجَّ الْبَيْتَ أَوْ اعْتَمَرَ فَلَا جُنَاحَ عَلَيْكَ أَنْ يَسَّطُرَ بِهِمَا وَمَنْ تَطَوَّعَ خَيْرًا فَإِنَّ اللَّهَ شَاكِرٌ عَلِيمٌ ﴿٥٨﴾

159. ನಾವು ಅವತೀರ್ಣಗೊಳಿಸಿದ ಸುವ್ಯಕ್ತ ದೃಷ್ಟಾಂತಗಳನ್ನೂ ಮಾರ್ಗದರ್ಶನಗಳನ್ನೂ - ನಾವು ಅವುಗಳನ್ನು ಸಮಸ್ತ ಮಾನವರಿಗಾಗಿ ನಮ್ಮ ಗ್ರಂಥದಲ್ಲಿ ವಿವರಿಸಿದ ಬಳಿಕವೂ- ಯಾರು ಮರೆಮಾಚುತ್ತಾರೋ ಅವರನ್ನು ಅಲ್ಲಾಹನು ಅಭಿಶಪಿಸುತ್ತಾನೆ ಮತ್ತು ಶಪಿಸುವವರೆಲ್ಲರೂ ಅವರನ್ನು ಅಭಿಶಪಿಸುತ್ತಾರೆ.

إِنَّ الَّذِينَ يَكْتُمُونَ مَا أَنْزَلْنَا مِنَ الْبَيِّنَاتِ وَالْهُدَىٰ مِنْ بَعْدِ مَا بَيَّنَّاهُ لِلنَّاسِ فِي الْكِتَابِ أُولَئِكَ يَلْعَنُهُمُ اللَّهُ وَيَلْعَنُهُمُ اللَّعِينُونَ ﴿٥٩﴾

160. ಆದರೆ ಪಶ್ಚಾತ್ತಾಪ ಪಡುವವರನ್ನೂ ತಮ್ಮ ವರ್ತನೆಯನ್ನು ತಿದ್ದಿಕೊಳ್ಳುವವರನ್ನೂ, ಮರೆಮಾಚಿದುದನ್ನು ಬಹಿರಂಗ ಗೊಳಿಸುವವರನ್ನೂ ನಾನು ಕ್ಷಮಿಸುವೆನು ಮತ್ತು ನಾನು ಪಶ್ಚಾತ್ತಾಪವನ್ನು ಅತ್ಯಧಿಕವಾಗಿ ಸ್ವೀಕರಿಸುವವನೂ ಕರುಣಾ ನಿಧಿಯೂ ಆಗಿರುತ್ತೇನೆ.

إِلَّا الَّذِينَ تَابُوا وَأَصْلَحُوا وَبَيَّنُّوا أَنَّهُمْ يُرِيدُونَ غُفْرَانَ اللَّهِ وَإِلَى اللَّهِ تُرْجَعُ الْأُمُورُ ﴿٦٠﴾

161. 'ಸತ್ಯನಿಷೇಧ'⁵¹ ನಿಲುವೆಯನ್ನು ಕೈಗೊಂಡು ಸತ್ಯನಿಷೇಧಾ ವಸ್ಥೆಯಲ್ಲಿಯೇ ಪ್ರಾಣಬಿಟ್ಟವರಿಗೆ ಅಲ್ಲಾಹನ, ಅವನ ದೇವಚರರ ಮತ್ತು ಸಕಲ ಮಾನವರ ಅಭಿಶಾಪವಿದೆ.

إِنَّ الَّذِينَ كَفَرُوا وَمَاتُوا وَهُمْ كُفَّارًا أُولَئِكَ عَلَيْهِمْ عَذَابُ اللَّهِ وَالْعَذَابُ أَلِيمٌ ﴿٦١﴾

50. ದುಲ್-ಹಜ್ಜ್ ತಿಂಗಳ ನಿರ್ದಿಷ್ಟ ತಾರೀಖಿನಲ್ಲಿ ಮಾಡುವ ಕಲಬಾ ಸಂದರ್ಶನಕ್ಕೆ 'ಹಜ್ಜ್' ಎನ್ನುತ್ತಾರೆ. ಅದರ ಹೊರತು ಉಳಿದ ದಿನಗಳಲ್ಲಿ ಮಾಡುವ ಕಲಬಾ ಸಂದರ್ಶನವನ್ನು 'ಉಮ್ರಾ' ಎನ್ನುತ್ತಾರೆ.

51. ಕುಫ್ರ್(ಸತ್ಯನಿಷೇಧ) ಎಂಬ ಪದವನ್ನು 'ಈಮಾನ್'(ಸತ್ಯವಿಶ್ವಾಸ)ನ ವಿರೋಧಾರ್ಥದಲ್ಲಿ ಉಪಯೋಗಿಸಲಾಗುತ್ತದೆ. ಈಮಾನ್ ಎಂದರೆ ನಂಬುವುದು ಸ್ವೀಕರಿಸುವುದು, ಅಂಗೀಕರಿಸುವುದು ಎಂದರ್ಥ. ಅದಕ್ಕಿದುರಾಗಿ 'ಕುಫ್ರ್' ಎಂದರೆ ಅನಿಶ್ಚಾಸ ತೋರುವುದು,

162. ಅವರು ಈ ಶಪಿಠಾವಸ್ಥೆಯಲ್ಲಿಯೇ ಸದಾಕಾಲವಿರುವರು. ಅವರ ಶಿಕ್ಷೆಯಲ್ಲಿ ಕಡಿತವೂ ಆಗಲಾರದು. ಅವರಿಗೆ ಇನ್ನೊಂದು ಕಾಲಾವಕಾಶವನ್ನೂ ನೀಡಲಾಗದು.

خَلِيدِينَ فِيهَا لَا يَخَفُّ عَنْهُمْ الْعَذَابُ
وَلَا هُمْ يَنْظُرُونَ ﴿١٦٢﴾

163. ನಿಮ್ಮ ದೇವ ಏಕೈಕ ದೇವ. ಆ ದಯಾಮಯನೂ ಕರುಣಾ ನಿಧಿಯೂ ಆಗಿರುವವನ ಹೊರತು ಇನ್ನೊಬ್ಬ ದೇವನಿಲ್ಲ.

وَاللَّهُمُّ إِلَهٌ وَاحِدٌ لَا إِلَهَ إِلَّا هُوَ الرَّحْمَنُ الرَّحِيمُ ﴿١٦٣﴾

164. (ಈ ಸತ್ಯವನ್ನು ಅರಿತುಕೊಳ್ಳಲಿಕ್ಕಾಗಿ ಯಾವುದಾದರೂ ಕುರುಹು ಅಥವಾ ದೃಷ್ಟಾಂತ ಬೇಕಾದರೆ) ಆಕಾಶಗಳ ಮತ್ತು ಭೂಮಿಯ ನಿರ್ಮಾಣದಲ್ಲಿ, ಇರುಳು ಹಗಲುಗಳು ಒಂದರ ಹಿಂದೆ ಇನ್ನೊಂದರಂತೆ ನಿರಂತರವಾಗಿ ಬರುತ್ತಿರುವುದರಲ್ಲಿ, ಜನೋಪಯೋಗಿ ಸಾಮಗ್ರಿಗಳನ್ನು ಹೊತ್ತುಕೊಂಡು ಜಲಧಿಗಳಲ್ಲಿ ಸಂಚರಿಸುತ್ತಿರುವ ನೌಕೆಗಳಲ್ಲಿ, ಅಲ್ಲಾಹನು ಆಕಾಶದಿಂದ ಸುರಿಸಿ ಅದರ ಮೂಲಕ ಭೂಮಿಯನ್ನು ನಿರ್ಜೀವಾವಸ್ಥೆಯ ಬಳಿಕ ಸಜೀವಗೊಳಿಸಿ, ಈ ವ್ಯವಸ್ಥೆಯ ಮೂಲಕ ಭೂಮಿಯಲ್ಲಿ ತರತರದ ಜೀವರಾಶಿಗಳು ಹರಡಿರುವಂತೆ ಮಾಡಿದ ಮಳೆ ನೀರಿನಲ್ಲಿ, ಮಾರುತಗಳ ಚಲನೆಯಲ್ಲಿ ಹಾಗೂ ಆಕಾಶ ಮತ್ತು ಭೂಮಿಯ ನಡುವೆ ನಿಯಂತ್ರಿಸಲ್ಪಟ್ಟಿರುವ ಮೋಡಗಳಲ್ಲಿ ನಿಶ್ಚಯವಾಗಿಯೂ ವಿಚಾರವಂತರಿಗೆ ಅನೇಕಾನೇಕ ದೃಷ್ಟಾಂತಗಳಿವೆ.

إِنَّ فِي خَلْقِ السَّمَوَاتِ وَالْأَرْضِ وَالْخِلَافِ
الْبَيْلِ وَالنَّهَارِ وَاللَّيْلِ الَّتِي تَجْرِي فِي
الْبَحْرِ بِمَا يَنْفَعُ النَّاسَ وَمَا أَنْزَلَ اللَّهُ
مِنَ السَّمَاءِ مِنْ مَّاءٍ فَأَحْيَا بِهِ الْأَرْضَ
بَعْدَ مَوْتِهَا وَبَثَّ فِيهَا مِنْ كُلِّ دَابَّةٍ
وَتَصْرِيفِ الرِّيْحِ وَالسَّحَابِ الْمُسَخَّرِ بَيْنَ
السَّمَاءِ وَالْأَرْضِ لَآيَاتٍ لِّقَوْمٍ يَعْقِلُونَ ﴿١٦٤﴾

165. ಆದರೆ (ಅಲ್ಲಾಹನ ಏಕತೆಯನ್ನು ಪ್ರಮಾಣ ಪಡಿಸುವ ಇಂತಹ ಸುಸ್ಪಷ್ಟ ಕುರುಹುಗಳಿದ್ದರೂ) ಕೆಲವರು ಅಲ್ಲಾಹನ ಹೊರತು ಇತರರನ್ನು ಅವನ ಸರಿಸಾಟಿ ಮತ್ತು ಎದುರಾಳಿಯನ್ನಾಗಿ

وَمِنَ النَّاسِ مَنْ يَتَّخِذُ مِنْ دُونِ اللَّهِ
أُنْدَادًا يُجْبَوْنَهُمْ كَحُبِّ اللَّهِ وَالَّذِينَ

ನಿರಾಕರಿಸುವುದು- ಧಿಕ್ಕರಿಸುವುದು ಎಂದಾಗಿದೆ. ಕುರ್ಆನಿನ ಪ್ರಕಾರ ಕುಫ್ರಾನ ಧೋರಣೆಯ ಅನೇಕ ವಿಧಗಳಿವೆ:

- 1) ಮಾನವ ಮೂಲತಃ ದೇವನನ್ನೇ ನಂಬದಿರುವುದು, ಅವನ ಸಾರ್ವಭೌಮತೆಯನ್ನು ಅಂಗೀಕರಿಸದಿರುವುದು, ಅವನು ತನ್ನ ಮತ್ತು ಸಮಸ್ತ ವಿಶ್ವದ ಒಡೆಯನೂ ಆರಾಧ್ಯನೂ ಆಗಿರುವನೆಂಬುದನ್ನು ನಿರಾಕರಿಸುವುದು ಅಥವಾ ಅವನು ಮಾತ್ರವೇ ಒಡೆಯ ಮತ್ತು ಆರಾಧ್ಯನಾಗಿದ್ದಾನೆ ಎಂದು ನಂಬದಿರುವುದು.
- 2) ಅಲ್ಲಾಹನ ಮೇಲೆ ವಿಶ್ವಾಸವಿಟ್ಟರೂ ಅವನ ಆದೇಶ ಮತ್ತು ಮಾರ್ಗದರ್ಶನ ಮಾತ್ರ, ಜ್ಞಾನ ಮತ್ತು ಕಾನೂನಿನ ಮೂಲವೆಂದು ಒಪ್ಪಲು ನಿರಾಕರಿಸುವುದು.
- 3) ಅಲ್ಲಾಹನ ಮಾರ್ಗದರ್ಶನದಂತೆಯೇ ನಡೆಯಬೇಕೆಂದು ತಾತ್ಪ್ರಿಕವಾಗಿ ಒಪ್ಪಿಕೊಳ್ಳುವುದು. ಆದರೆ ಅಲ್ಲಾಹನು ತನ್ನ ಮಾರ್ಗದರ್ಶನ ಮತ್ತು ಆದೇಶಗಳನ್ನು ತಲಪಿಸಲು ಮಧ್ಯವರ್ತಿಗಳನ್ನಾಗಿ ಮಾಡಿರುವ ಪ್ರವಾದಿಗಳನ್ನು ಒಪ್ಪದಿರುವುದು.
- 4) ಪ್ರವಾದಿಗಳ ನಡುವೆ ಭೇದ ಕಲ್ಪಿಸುವುದು. ತನ್ನಿಚ್ಛೆ ಅಥವಾ ಪಕ್ಷಪಾತದಿಂದಾಗಿ ಕೆಲವರನ್ನು ನಂಬುವುದು ಮತ್ತು ಕೆಲವರನ್ನು ನಿರಾಕರಿಸುವುದು.

ಮಾಡುತ್ತಾರೆ ಮತ್ತು ಅಲ್ಲಾಹನಿಗೆ ಮಾರುಹೋಗಬೇಕಾದ ರೀತಿಯಲ್ಲಿ, ಅವರಿಗೆ ಮಾರುಹೋಗುತ್ತಾರೆ. ವಸ್ತುತಃ ಸತ್ಯವಿಶ್ವಾಸಿಗಳು ಅತ್ಯಧಿಕವಾಗಿ ಅಲ್ಲಾಹನನ್ನೇ ಪ್ರೀತಿಸುತ್ತಾರೆ. ಅಕಟ! ಸರ್ವ ಶಕ್ತಿಗಳೂ ಸರ್ವ ಅಧಿಕಾರಗಳೂ ಅಲ್ಲಾಹನ ವಶದಲ್ಲೇ ಇರುವವು ಮತ್ತು ಅಲ್ಲಾಹನು ಶಿಕ್ಷಿಸುವುದರಲ್ಲಿಯೂ ಅತ್ಯಂತ ಕಠೋರನೆಂಬುದನ್ನು, ಯಾತನೆಯನ್ನು ಕಣ್ಣ ಮುಂದೆ ಕಂಡಾಗ ಮನಗಾಣಲಿರುವ ಈ ಅಕ್ರಮಿಗಳು ಇಂದೇ ಅದನ್ನು ಮನಗಂಡಿದ್ದರೆ!

166. ಅವನು ಶಿಕ್ಷೆ ಕೊಡುವಾಗಿನ ಅವಸ್ಥೆ ಹೀಗಿರುವುದು- ಇಹಲೋಕದಲ್ಲಿ ಅನುಸರಿಸಲ್ಪಡುತ್ತಿದ್ದ ಆ ಮುಂದಾಳುಗಳೇ ತಮ್ಮ ಅನುಯಾಯಿಗಳನ್ನು ಅವಗಣಿಸುವರು. ಆದರೂ ಅವರು ಶಿಕ್ಷೆ ಪಡೆದೇ ತೀರುವರು. ಅವರಿಗಿದ್ದ ಎಲ್ಲ ತರದ ಆಧಾರ-ಬೆಂಬಲಗಳ ಶೃಂಖಲೆ ಕಡಿದುಹೋಗುವುದು.

167. ಇಹಲೋಕದಲ್ಲಿ ಅವರ ಹಿಂಬಾಲಕರು "ಅಕಟ! ನಮಗೆ ಇನ್ನೊಂದು ಅವಕಾಶವನ್ನು ನೀಡಲಾಗುತ್ತಿದ್ದರೆ, ಇವರಿಗ ನಮ್ಮೊಂದಿಗೆ ಅಸಂತುಷ್ಟಿಯನ್ನು ತೋರ್ಪಡಿಸುತ್ತಿರುವಂತೆಯೇ ನಾವೂ ಅವರೊಂದಿಗೆ ಅಸಂತುಷ್ಟಿಯನ್ನು ಪ್ರಕಟಪಡಿಸುತ್ತಿದ್ದೆವು" ಎನ್ನುವರು. ಹೀಗೆ ಹತಾಶರೂ ಲಜ್ಜಿತರೂ ಆಗಿ ಅತೀವ ಪಶ್ಚಾತ್ತಾಪ ಪಡುವಂತಾಗುವ ರೀತಿಯಲ್ಲಿ ಅವರು ಇಹಲೋಕದಲ್ಲಿ ಮಾಡುತ್ತಿರುವ ಆ ಕರ್ಮಗಳನ್ನೆಲ್ಲ ಅಲ್ಲಾಹನು ಅವರ ಮುಂದೆ ತರುವನು. ಆದರೆ ಅವರಿಗೆ ನರಕದಿಂದ ಹೊರಗೆ ಹೋಗಲು ಯಾವ ದಾರಿಯೂ ಸಿಗಲಾರದು.

168. ಹೇ ಜನರೇ, ಭೂಮಿಯಲ್ಲಿರುವ ಧರ್ಮಸಮ್ಮತ ಹಾಗೂ ಶುದ್ಧ ವಸ್ತುಗಳನ್ನು ನೀವು ಉಣ್ಣಿರಿ. ಶೈತಾನನು ತೋರಿಸಿದ ಹಾದಿಗಳಲ್ಲಿ ನಡೆಯಬೇಡಿರಿ. ಅವನು ನಿಮ್ಮ ಪ್ರತ್ಯಕ್ಷ ಶತ್ರು.

أَمِنُوا أَشَدُّ حُبًّا لِلَّهِ ط وَكَوَيَّرَى الَّذِينَ ظَلَمُوا إِذْ يَرُونَ الْعَذَابَ أَنَّ الْقُوَّةَ لِلَّهِ جَمِيعًا ط وَأَنَّ اللَّهَ شَدِيدُ الْعَذَابِ ﴿١٦٦﴾

إِذْ تَبَرَّأَ الَّذِينَ اتَّبَعُوا مِنَ الَّذِينَ اتَّبَعُوا ط وَسَاءَ أُولَئِكَ الْعَذَابُ وَتَقَطَّعَتْ بِهِمُ الْأَسْبَابُ ﴿١٦٧﴾

وَقَالَ الَّذِينَ اتَّبَعُوا لَوْ أَنَّ لَنَا كَرَّةً فَنَتَبَرَّأَ مِنْهُمْ كَمَا تَبَرَّءُوا مِنَّا ط كَذَلِكَ يُرِيهِمُ اللَّهُ أَعْمَالَهُمْ حَسَرَاتٍ عَلَيْهِمْ ط وَمَا هُمْ بِخُرُجِينَ مِنَ النَّارِ ﴿١٦٨﴾

يَا أَيُّهَا النَّاسُ كُلُوا مِمَّا فِي الْأَرْضِ حَلَالًا ط طَيِّبًا ط وَلَا تَتَّبِعُوا خُطُوَاتِ الشَّيْطَانِ ط إِنَّهُ لَكُمْ عَدُوٌّ مُبِينٌ ﴿١٦٨﴾

5) ಪ್ರವಾದಿಗಳು ದೇವನ ವತಿಯಿಂದ ನೀಡಿದ ವಿಶ್ವಾಸ, ನೀತಿ ಮತ್ತು ಜೀವನ ಸಂಹಿತೆಯ ಕುರಿತಾದ ಬೋಧನೆಗಳನ್ನು ಸಂಪೂರ್ಣ ಅಥವಾ ಅಂಶಿಕವಾಗಿ ನಿರಾಕರಿಸುವುದು.

6) ಸೈದ್ಧಾಂತಿಕವಾಗಿ ಇದಲ್ಲವನ್ನೂ ಒಪ್ಪಿಕೊಳ್ಳುವುದು, ಆದರೆ ಆಚಾರದಲ್ಲಿ ದೇವಾಜ್ಞೆಗಳನ್ನು ಪ್ರಜ್ಞಾಪೂರ್ವಕ ಉಲ್ಲಂಘಿಸುವುದು ಮತ್ತು ಅದರ ಬಗ್ಗೆ ಪಟ್ಟು ಹಿಡಿಯುವುದು ಲೌಕಿಕ ಜೀವನದ ತನ್ನ ಧೋರಣೆಗೆ ಅಜ್ಞಾನುಸರಣೆಯ ಬದಲು ಆಜ್ಞೋಲ್ಲಂಘನೆಯನ್ನೇ ಮೂಲಾಧಾರವಾಗಿರಿಸುವುದು.

169. ಅವನು ನಿಮಗೆ ಪಾಪಕಾರ್ಯ ಮತ್ತು ಅಶ್ಲೀಲತೆಗಳ ಅಪ್ಪಣೆ ಕೊಟ್ಟು, ಅದು ಅಲ್ಲಾಹನ ಆದೇಶವೆಂದು ನಿಮಗೆ ತಿಳಿದಿಲ್ಲವಾದರೂ ಅಲ್ಲಾಹನ ಹೆಸರಿಂದ ನೀವು ಅದನ್ನು ಹೇಳಿರೆಂದು ಬೋಧಿಸುತ್ತಾನೆ.

إِنَّمَا يَأْمُرُكُمْ بِالسُّوْءِ وَالْفَحْشَاءِ وَإِن تَقُولُوا عَلَى اللَّهِ مَا لَا تَعْلَمُونَ ﴿١٦٩﴾

170. ಅಲ್ಲಾಹನು ಅವತೀರ್ಣಗೊಳಿಸಿದ ನಿರ್ದೇಶಗಳನ್ನು ಅನುಸರಿಸಿ ರೆಂದು ಅವರೊಡನೆ ಹೇಳಲಾದಾಗ, "ನಾವು ನಮ್ಮ ಪೂರ್ವಿಕರು ಯಾವ ಕ್ರಮವನ್ನು ಅನುಸರಿಸುತ್ತಿದ್ದುದನ್ನು ಕಂಡಿದ್ದೆವೋ ಅದನ್ನೇ ಅನುಸರಿಸುವೆವು" ಎನ್ನುತ್ತಾರೆ. ಸರಿ, ಅವರ ಪೂರ್ವಿಕರು ತಮ್ಮ ಬುದ್ಧಿಶಕ್ತಿಯನ್ನೇನೂ ಉಪಯೋಗಿಸದೆ ಸತ್ಯಮಾರ್ಗದಿಂದ ವಂಚಿತರಾಗಿದ್ದರೆ ಆಗಲೂ ಇವರು ಅವರನ್ನನುಸರಿಸುತ್ತಲೇ ಇರುವರೇ?

وَإِذَا قِيلَ لَهُمُ اتَّبِعُوا مَا أَنْزَلَ اللَّهُ قَالُوا بَلْ نَتَّبِعُ مَا أَلْفَيْنَا عَلَيْهِ آبَاءَنَا أَوْ كُؤَانَ آبَائِهِمْ لَا يَعْقِلُونَ شَيْئًا وَلَا يَهْتَدُونَ ﴿١٧٠﴾

171. ಅಲ್ಲಾಹನು ತೋರಿಸಿದ ಮಾರ್ಗದರ್ಶನದ ಪ್ರಕಾರ ನಡೆಯಲು ನಿರಾಕರಿಸಿದವರ ಉಪಮೆಯು - ಕುರುಬನು ಪ್ರಾಣಿಗಳನ್ನು ಕೂಗುವಾಗ ಅವುಗಳು ಅವನ ಕೂಗಾಟದ ನಾದದ ವಿನ್ಯಾಸವನ್ನು ಕೇಳದಂತಿದೆ. ಇವರು ಕಿವುಡರು, ಮೂಕರು, ಅಂಧರು. ಆದುದರಿಂದ ಇವರಿಗೇನೂ ತಿಳಿಯುವುದಿಲ್ಲ.

وَمَثَلُ الَّذِينَ كَفَرُوا كَمَثَلِ الَّذِي يَنْعِقُ بِمَا لَا يَسْمَعُ إِلَّا دُعَاءً وَنِدَاءً صُمُّ بُعْتُ عُمْىٰ فَهُمْ لَا يَعْقِلُونَ ﴿١٧١﴾

172. ಓ ಸತ್ಯವಿಶ್ವಾಸಿಗಳೇ, ನೀವು ನಿಜವಾಗಿಯೂ ಅಲ್ಲಾಹನ ದಾಸ್ಯ-ಆರಾಧನೆಯನ್ನೇ ಮಾಡುವವರಾದರೆ, ನಾವು ನಿಮಗೆ ಒದಗಿಸಿರುವ ಶುದ್ಧವಾದ ವಸ್ತುಗಳನ್ನು ನಿರಾತಂಕವಾಗಿ ಉಣ್ಣಿರಿ ಮತ್ತು ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸಿರಿ.

يَا أَيُّهَا الَّذِينَ آمَنُوا كُلُوا مِن طَيِّبَاتِ مَا رَزَقْنَاكُمْ وَاشْكُرُوا لِلَّهِ إِن كُنتُمْ إِيَّاهُ تَعْبُدُونَ ﴿١٧٢﴾

173. ಅಲ್ಲಾಹನ ಕಡೆಯಿಂದ ನಿಮ್ಮ ಮೇಲೆ ನಿಷೇಧವೇನಾದರೂ ಇದ್ದರೆ ಅದಿಷ್ಟೆ-ಶವವನ್ನು ತಿನ್ನಬೇಡಿರಿ, ನೆತ್ತರು ಮತ್ತು ಹಂದಿಯ ಮಾಂಸವನ್ನು ವರ್ಜಿಸಿರಿ ಮತ್ತು ಅಲ್ಲಾಹನ ಹೊರತು ಇತರರ ಹೆಸರು ಉಚ್ಚರಿಸಲಾದ ವಸ್ತುಗಳನ್ನು ತಿನ್ನಬೇಡಿರಿ. ಆದರೆ ವಿವಶಾವಸ್ಥೆಯಲ್ಲಿದ್ದು, ನಿಯಮೋಲ್ಲಂಘನೆಯ ಉದ್ದೇಶ ವಿಲ್ಲದೆಯೂ ಮಿತಿ ಮೀರದೆಯೂ ಅವುಗಳಿಂದೇನನ್ನಾದರೂ ತಿಂದುಬಿಟ್ಟರೆ ದೋಷವಿಲ್ಲ. ನಿಶ್ಚಯವಾಗಿಯೂ ಅಲ್ಲಾಹನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.⁵²

إِنَّمَا حَرَّمَ عَلَيْكُمُ الْمَيْتَةَ وَالدَّمَ وَالْحَمَّ الْخَنِزِيرِ وَمَا أَهْلًا بِهِ لِغَيْرِ اللَّهِ فَمَن اضْطُرَّ غَيْرَ بَاغٍ وَلَا عَادٍ فَلَا إِثْمَ عَلَيْهِ إِنَّ اللَّهَ غَفُورٌ رَّحِيمٌ ﴿١٧٣﴾

52. ಈ ಸೂಕ್ತದಲ್ಲಿ ಮೂರು ಶರತ್ತುಗಳೊಂದಿಗೆ ನಿಷೇಧಿತ ವಸ್ತುಗಳನ್ನು ಉಪಯೋಗಿಸುವ ಅನುಮತಿ ನೀಡಲಾಗಿದೆ:

1) ಅವನು ನಿಜವಾಗಿಯೂ ನಿರ್ಬಂಧಿತವಸ್ತೆಯಲ್ಲಿರಬೇಕು. ಉದಾಹರಣೆಗೆ ಪ್ರಾಣಕ್ಕೆ ಕಂಟಕವನ್ನುವಷ್ಟು ಹಸಿವೆ ಬಾಯಾರಿಕೆಯಲ್ಲಿ

174. ಅಲ್ಲಾಹನು ತನ್ನ ಗ್ರಂಥದಲ್ಲಿ ಅವತೀರ್ಣಗೊಳಿಸಿದ ಆದೇಶಗಳನ್ನು ಬಚ್ಚಿಟ್ಟು, ಅವುಗಳನ್ನು ಲೌಕಿಕ ಲಾಭಕ್ಕಾಗಿ ಬಲಿಕೊಡುವವರು ವಾಸ್ತವದಲ್ಲಿ ತಮ್ಮ ಹೊಟ್ಟೆಯನ್ನು ಅಗ್ನಿಯಿಂದ ತುಂಬುತ್ತಿದ್ದಾರೆ. ನಿರ್ಣಾಯಕ ದಿನದಂದು ಅಲ್ಲಾಹನು ಅವರೊಡನೆ ಮಾತನಾಡನು; ಅವರನ್ನು ಪವಿತ್ರಗೊಳಿಸನು, ಅವರಿಗೆ ವೇದನಾಪೂರ್ಣ ಶಿಕ್ಷೆ ಕಾದಿದೆ.

إِنَّ الَّذِينَ يَكْفُرُونَ مَا أَنْزَلَ اللَّهُ مِنَ
الْكِتَابِ وَيَشْتُرُونَ بِهِ ثَمَنًا قَلِيلًا أُولَئِكَ
مَا يَأْكُلُونَ فِي بُطُونِهِمْ إِلَّا النَّارَ وَلَا يُجْلَى لَهُمْ
اللَّهُ يَوْمَ الْقِيَامَةِ وَلَا يُزَكِّيهِمْ وَلَهُمْ عَذَابٌ أَلِيمٌ ﴿١٧٤﴾

175. ಸನ್ಮಾರ್ಗಕ್ಕೆ ಪ್ರತಿಯಾಗಿ ದುರ್ಮಾರ್ಗವನ್ನೂ ಕ್ಷಮೆಗೆ ಪ್ರತಿಯಾಗಿ ಯಾತನೆಯನ್ನೂ ಖರೀದಿಸಿದವರು ಇವರೇ ಆಗಿರುತ್ತಾರೆ. ನರಕ ಯಾತನೆಯನ್ನು ಸಹಿಸಲು ಸಿದ್ಧರಾಗಿರುವ ಅವರ ಸಾಹಸವು ಎಷ್ಟು ವಿಚಿತ್ರ!

أُولَئِكَ الَّذِينَ اشْتَرُوا الضَّلَالَةَ بِالْهُدَى
وَالْعَذَابَ بِالْغَفْوَةِ فَمَا أَصْبَرَهُمْ عَلَى النَّارِ ﴿١٧٥﴾

176. ಅಲ್ಲಾಹನಂತು ನಿಶ್ಚಯವಾಗಿಯೂ ಸತ್ಯ ಸಹಿತ ಗ್ರಂಥವನ್ನು ಅವತರಿಸಿದನು. ಆದರೆ ಗ್ರಂಥದಲ್ಲಿ ಭಿನ್ನಾಭಿಪ್ರಾಯಗಳನ್ನುಂಟು ಮಾಡಿದವರು ತಮ್ಮ ಕಚ್ಚಾಟಗಳಲ್ಲಿ ಸತ್ಯದಿಂದ ಬಹುದೂರ ಹೋಗಿ ಬಿಟ್ಟುದರಿಂದ ಹೀಗೆಲ್ಲ ಆಯಿತು.

ذَلِكَ بِأَنَّ اللَّهَ نَزَّلَ الْكِتَابَ بِالْحَقِّ وَإِنَّ
الَّذِينَ اخْتَلَفُوا فِي الْكِتَابِ لَفِي شِقَاقٍ بَعِيدٍ ﴿١٧٦﴾

177. ನೀವು ನಿಮ್ಮ ಮುಖಗಳನ್ನು ಪೂರ್ವದಿಕ್ಕಿಗೆ ಅಥವಾ ಪಶ್ಚಿಮ ದಿಕ್ಕಿಗೆ ಮಾಡಿಕೊಳ್ಳುವುದು ಧರ್ಮಶೀಲತೆಯಲ್ಲ. ನಿಜವಾಗಿ ಒಬ್ಬನು ಅಲ್ಲಾಹನನ್ನೂ ನಿರ್ಣಾಯಕ ದಿನವನ್ನೂ ದೇವಚರನನ್ನೂ ಅಲ್ಲಾಹನು ಅವತೀರ್ಣಗೊಳಿಸಿದ ಗ್ರಂಥವನ್ನೂ ಅವನ ಸಂದೇಶವಾಹಕರನ್ನೂ ಹೃತ್ಪೂರ್ವಕ ಒಪ್ಪಿಕೊಳ್ಳುವುದೂ ಅಲ್ಲಾಹನ ಸಂಪ್ರೀತಿಗಾಗಿ ತನ್ನ ಮನಮೆಚ್ಚುಗೆಯ ಸಂಪತ್ತನ್ನು ಬಂಧುಗಳಿಗೂ ಅನಾಥರಿಗೂ ನಿರ್ಗತಿಕರಿಗೂ ಪ್ರಯಾಣಿಕರಿಗೂ ಸಹಾಯಾರ್ಥಿಗಳಿಗೂ ದಾಸ್ಯವಿಮೋಚನೆಗಾಗಿಯೂ ವ್ಯಯಿಸುವುದೂ ನಮಾಝನ್ನು ಸಂಸ್ಥಾಪಿಸುವುದೂ ಝಕಾತನ್ನು (ಕಡ್ಡಾಯ ದಾನವನ್ನು) ನೀಡುವುದೂ ವಾಗ್ದಾನ ಮಾಡಿದರೆ ಪೂರೈಸುವುದೂ ಕಷ್ಟ ಕಾರ್ಪಣ್ಯಗಳಲ್ಲಿಯೂ ಸತ್ಯಾಸತ್ಯಗಳ ಸಮರವಾಗುತ್ತಿರುವಾಗಲೂ ಸಹನೆಯಿಂದಿರುವುದೂ ಧರ್ಮಶೀಲತೆಯಾಗಿರುತ್ತದೆ. ಇವರೇ ಸತ್ಯಸಂಧರು ಮತ್ತು ಇವರೇ ಧರ್ಮನಿಷ್ಠರು.

لَيْسَ الْبِرَّ أَنْ تُوَلُّوا وُجُوهَكُمْ قِبَلَ الْمَشْرِقِ
وَالْمَغْرِبِ وَلَكِنَّ الْبِرَّ مَنْ آمَنَ بِاللَّهِ وَالْيَوْمِ
الْآخِرِ وَالْمَلَائِكَةِ وَالْكِتَابِ وَالنَّبِيِّينَ وَآتَى
الْمَالَ عَلَى حُبِّهِ ذَوِي الْقُرْبَىٰ وَالْيَتَامَىٰ وَ
السُّلَيْبِينَ وَابْنَ السَّبِيلِ وَالسَّائِلِينَ وَفِي
الرِّقَابِ وَأَقَامَ الصَّلَاةَ وَآتَى الزَّكَاةَ وَ
الْمُؤْتُونَ بَعْدَهُمْ إِذَا عَاهَدُوا وَالصَّابِرِينَ
فِي الْبُئْسَاءِ وَالضَّرَّاءِ وَحِينَ الْبَأْسِ أُولَئِكَ
الَّذِينَ صَدَقُوا وَأُولَئِكَ هُمُ الْمُتَّقُونَ ﴿١٧٧﴾

ಸಿಲುಕಿರುವುದು ಅಥವಾ ಪ್ರಾಣಕ್ಕೆ ಕುತ್ತಾಗಬಹುದಾದ ಕಾಯಿಲೆಯಲ್ಲಿ ಸಿಲುಕಿರುವುದು ಮತ್ತು ಅಂತಹ ಸಂದರ್ಭದಲ್ಲಿ ನಿಷೇಧಿತ ವಸ್ತುಗಳಲ್ಲದೆ ಬೇರೇನೂ ದೊರೆಯದಿರುವುದು.

2) ಅಲ್ಲಾಹನ ಕಾನೂನುಗಳನ್ನು ಮುರಿಯುವ ಇಚ್ಛೆ ಮನಸ್ಸಿನಲ್ಲಿರದಿರುವುದು.

3) ಅವಶ್ಯಕತೆಯ ಮಿತಿಯನ್ನು ಮೀರದಿರುವುದು. ಉದಾಹರಣೆಗೆ ನಿಷೇಧಿತ ವಸ್ತುವಿನ ಕೆಲವು ತುತ್ತು, ಹನಿ ಅಥವಾ ಗುಟುಕು ಪ್ರಾಣ ಉಳಿಸಲು ಪರ್ಯಾಪ್ತವಿದ್ದರೆ ಅದಕ್ಕಿಂತ ಹೆಚ್ಚು ಉಪಯೋಗಿಸದಿರುವುದು.

178. ಓ ಸತ್ಯವಿಶ್ವಾಸಿಗಳೇ, ನಿಮಗೆ ಕೊಲೆಯ ಮೊಕದ್ದಮೆಗಳಲ್ಲಿ ಪ್ರತೀಕಾರವನ್ನು ಶಾಸನಗೊಳಿಸಲಾಗಿದೆ. ಸ್ವತಂತ್ರನು ವಧಿಸಿದ್ದರೆ ಆ ಸ್ವತಂತ್ರನೊಂದಿಗೇ ಸೇಡು ತೀರಿಸಬೇಕು. ಗುಲಾಮನು ಘಾತಕನಾದರೆ ಗುಲಾಮನೇ ವಧಿಸಲ್ಪಡಬೇಕು- ಮತ್ತು ಸ್ತ್ರೀಯು ಈ ಅಪರಾಧವೆಸಗಿದರೆ ಆ ಸ್ತ್ರೀಯೊಂದಿಗೇ ಪ್ರತೀಕಾರವೆಸಗಬೇಕು. ಒಂದು ವೇಳೆ ಘಾತಕನೊಬ್ಬನೊಂದಿಗೆ ಅವನ ಸಹೋದರನು ಸೌಜನ್ಯದಿಂದ ವರ್ತಿಸಲು ಸಿದ್ಧನಾದರೆ 'ಮುಲ್-ರೂಫಾ' (ಸರ್ವವಿಧಿತ) ರೀತಿಯಲ್ಲಿ ರಕ್ತಕಾಣಿಕೆಯ ತೀರ್ಮಾನವಾಗಬೇಕು ಮತ್ತು ಘಾತಕನು ನ್ಯಾಯವಾಗಿ ಪರಿಹಾರ ಧನವನ್ನು ಪಾವತಿ ಮಾಡಲು ಬದ್ಧನಾಗಿರುತ್ತಾನೆ.⁵³ ಇದು ನಿಮ್ಮ ಪಾಲಕ ಪ್ರಭುವಿನ ಕಡೆಯಿಂದ ಸೌಲಭ್ಯವೂ ಕರುಣೆಯೂ ಆಗಿದೆ. ಹೀಗಿದ್ದೂ ಯಾವನಾದರೂ ಹದಮೊದಿದರೆ⁵⁴ ಅವನಿಗೆ ವೇದನಾಜನಕ ಶಿಕ್ಷೆ ಇದೆ.

يَا أَيُّهَا الَّذِينَ آمَنُوا كَتَبَ عَلَيْكُمُ الْقِصَاصُ فِي الْقَتْلِ بِالْحُرِّ وَالْحُرِّ بِالْعَبْدِ وَالْعَبْدُ بِالْحَبْدِ وَالْأُنثَىٰ بِالْأُنثَىٰ فَمَنْ عُفِيَ لَهُ مِنْ أَخِيهِ شَيْءٌ فَأْتِبَاغُهُ بِالْمَعْرُوفِ وَأَدَاءُهُ إِلَيْهِ بِإِحْسَانٍ ۗ ذَٰلِكَ تَخْفِيفٌ مِّنْ سَرِّكُمْ وَسَرَاحَةٌ لِّمَن ۖ اِعْتَدَىٰ بَعْدَ ذَٰلِكَ فَلَهُ عَذَابٌ أَلِيمٌ ﴿١٧٨﴾

179. ಓ ಬುದ್ಧಿಜೀವಿಗಳೇ! 'ಕಿಸಾಸ್'ನಲ್ಲಿ (ಪ್ರತೀಕಾರ) ನಿಮಗೆ ಜೀವನವಿದೆ. ನೀವು ಈ ಕಾನೂನಿನ ಉಲ್ಲಂಘನೆಯಿಂದ ದೂರವಿರುವಿರೆಂದು ಆಶಿಸಲಾಗುತ್ತದೆ.

وَلَكُمْ فِي الْقِصَاصِ حَيٰوةٌ يَاۤأَيُّهَاۤ اَلۡاَوۡلِيَۤاَلۡاَبۡرَٔٔمِ ۗ لَعَلَّكُمْ تَتَّقُوۡنَ ﴿١٧٩﴾

180. ನಿಮ್ಮಲ್ಲಾರಿಗಾದರೂ ಮರಣದ ಸಮಯ ಸನ್ನಿಹಿತವಾದರೆ ಮತ್ತು ಅವನು ಸಂಪತ್ತು ಬಿಟ್ಟು ಹೋಗುತ್ತಿದ್ದರೆ ಮಾತಾಪಿತರಿಗೂ ನೆಂಟರಿಷ್ಟರಿಗೂ ಸರ್ವವಿಧಿತ ರೀತಿಯಲ್ಲಿ ವಸಿಯತ್ (ಉಯಿಲು) ಮಾಡುವುದು ನಿಮ್ಮ ಮೇಲೆ ಕಡ್ಡಾಯ ಗೊಳಿಸಲಾಗಿದೆ.⁵⁵ ಇದು ಧರ್ಮನಿಷ್ಠರ ಮೇಲಿನ ಬಾಧ್ಯತೆಯಾಗಿದೆ.

كَتَبَ عَلَيْكُمُ إِذَا حَضَرَ أَحَدَكُمُ الْمَوْتُ ۖ إِن تَرَكَ خَيْرًا ۗ الْوَصِيَّةُ لِلْوَالِدَيْنِ وَالْأَقْرَبِينَ ۗ بِالْمَعْرُوفِ ۖ حَقًّا عَلَى الْمُتَّقِينَ ﴿١٨٠﴾

181. ಮುಂದೆ ಯಾರಾದರೂ ವಸಿಯತ್(ಮೃತವಾಣಿ)ನ್ನು ಕೇಳಿಯೂ ಅದನ್ನು ಬದಲಾಯಿಸಿದರೆ, ಅದರ ಪಾಪವು ಬದಲಾಯಿಸಿದವರ ಮೇಲಿರುವುದು. ಅಲ್ಲಾಹನು ಎಲ್ಲವನ್ನೂ ಆಲಿಸುವವನೂ ಸರ್ವಜ್ಞನೂ ಆಗಿರುತ್ತಾನೆ.

فَمَنۢ بَدَّلَهُۥ بَعْدَ مَا سَمِعَهُۥ فَإِنَّمَا إِثْمُهُ عَلَىٰ الَّذِيۢنَ يُبَدِّلُوۡنَهُ ۖ إِنۢنَّ اللّٰهَ سَمِيۡعٌ عَلِيۡمٌ ﴿١٨١﴾

53. ಇಸ್ಲಾಮಿನ ದಂಡ ಸಂಹಿತೆಯಲ್ಲಿ ಕೊಲೆಯ ಪ್ರಕರಣದ ವೇಳೆ ಸಂಧಾನ ಮಾಡಿಕೊಳ್ಳಬಹುದಾಗಿದೆ. ಕೊಲೆಯಾದವನ ವಾರೀಸುದಾರರಿಗೆ ಕೊಲೆಪಾತಕಿಯನ್ನು ಕ್ಷಮಿಸುವ ಅಧಿಕಾರವಿದೆ. ಆಗ ಅವನಿಗೆ ಮರಣದಂಡನೆಯಾಗಬೇಕೆಂದು ನ್ಯಾಯಾಲಯ ಒತ್ತಾಯಿಸುವುದು ನಿಷಿದ್ಧವಾಗಿದೆ. ಆದರೆ ಕ್ಷಮೆ ನೀಡುವುದಾದರೆ ಕೊಲೆ ಪಾತಕಿಯು ಪರಿಹಾರ ಧನ ನೀಡಬೇಕಾಗುವುದು.

54. ಉದಾಹರಣೆಗೆ ಕೊಲೆಯಾದವನ ವಾರೀಸುದಾರರು ಪರಿಹಾರ ಧನವನ್ನು ಪಡೆದ ಬಳಿಕ ಪ್ರತೀಕಾರ ತೀರಿಸಲು ಪ್ರಯತ್ನಿಸುವುದು ಅಥವಾ ಪರಿಹಾರ ನೀಡಲು ಹಿಂದೇಟು ಹಾಕುವ ಮೂಲಕ ಕೊಲೆಯಾದವನ ವಾರೀಸುದಾರರು ಮಾಡಿದ ಉಪಕಾರಕ್ಕೆ ಕೃತಘ್ನತೆ ತೋರುವುದು.

55. ಪಿತ್ರಾರ್ಜಿತ ಸೊತ್ತಿನ ವಿತರಣೆಗೆ ಯಾವುದೇ ನಿರ್ದಿಷ್ಟ ಆದೇಶಗಳು ಇಲ್ಲದಿದ್ದ ಕಾಲದಲ್ಲಿ ಈ ಆದೇಶ ಕೊಡಲಾಗಿತ್ತು. ಆ ಮೂಲಕ ತನ್ನ ವಾರೀಸುದಾರರ ಪಾಲನ್ನು ಉಯಿಲಿನ ಮೂಲಕ ಗೊತ್ತುಪಡಿಸುವಂತೆ ಪ್ರತಿಯೊಬ್ಬರಿಗೂ ಕಡ್ಡಾಯಗೊಳಿಸಲಾಯಿತು. ಅವನ

182. ಆದರೆ ಉಯಿಲು ಮಾಡಿದವನು ಅರಿತೋ ಅರಿಯದೆಯೋ ಹಕ್ಕುಚ್ಯುತಿ ಮಾಡಿರುವನೆಂಬ ಆಶಂಕೆಯಿದ್ದು ಸಂಬಂಧ ಪಟ್ಟವರೊಂದಿಗೆ ಅದನ್ನು ಸರಿಪಡಿಸಿಕೊಂಡರೆ ಅವನ ಮೇಲೆ ಯಾವ ಪಾಪವೂ ಇಲ್ಲ. ನಿಶ್ಚಯವಾಗಿಯೂ ಅಲ್ಪಾಹನು ಕ್ಷಮಿಸುವವನೂ ಕರುಣಾನಿಧಿಯೂ ಆಗಿರುತ್ತಾನೆ.

فَسَنُحَافَ مِنْ مُؤْمِنٍ جَنَفًا أَوْ إِشَارًا فَاصْلَحَ
بَيْنَهُمْ فَلَا إِثْمَ عَلَيْكَ إِنَّ اللَّهَ عَفُورٌ رَحِيمٌ ﴿١٨٢﴾

183. ಓ ಸತ್ಯವಿಶ್ವಾಸಿಗಳೇ, ಗತ ಪ್ರವಾದಿಗಳ ಅನುಯಾಯಿಗಳಿಗೆ ಕಡ್ಡಾಯಗೊಳಿಸಿದ್ದಂತೆಯೇ ನಿಮ್ಮ ಮೇಲೂ ಉಪವಾಸ ವ್ರತವನ್ನು ಕಡ್ಡಾಯಗೊಳಿಸಲಾಗಿದೆ. ಇದರಿಂದ ನಿಮ್ಮಲ್ಲಿ ಧರ್ಮನಿಷ್ಠೆಯ ಗುಣವಿಶೇಷವುಂಟಾಗುವುದೆಂದು ಆಶಿಸಲಾಗಿದೆ.

يَا أَيُّهَا الَّذِينَ آمَنُوا كَتَبَ عَلَيْكُمُ
الصِّيَامُ كَمَا كَتَبَ عَلَى الَّذِينَ مِنْ
قَبْلِكُمْ لَعَلَّكُمْ تَتَّقُونَ ﴿١٨٣﴾

184. ಎಣಿಕೆಯ ಕೆಲವೇ ದಿನಗಳ ಉಪವಾಸ ವ್ರತವದು. ನೀವೆಲ್ಲಾದರೂ ರೋಗಿಯಾಗಿದ್ದರೆ ಅಥವಾ ಪ್ರಯಾಣದಲ್ಲಿದ್ದರೆ ಇತರ ದಿನಗಳಲ್ಲಿ ಅಷ್ಟೇ ಸಂಖ್ಯೆಯನ್ನು ಪೂರ್ತಿಗೊಳಿಸಿ ಕೊಳ್ಳಬೇಕು. ಉಪವಾಸವಿರಲು ಶಕ್ತರಾದವರು (ಉಪವಾಸವಿರದಿದ್ದರೆ) ಪ್ರಾಯಶ್ಚಿತ್ತವನ್ನು ಕೊಡಬೇಕು. ಒಂದು ದಿನದ ಉಪವಾಸದ ಪ್ರಾಯಶ್ಚಿತ್ತವು ಓರ್ವ ಬಡವನಿಗೆ ಆಹಾರ ನೀಡುವುದಾಗಿದೆ ಮತ್ತು ತನ್ನ ಇಚ್ಛೆಯಿಂದ ಇನ್ನಷ್ಟು ಸತ್ಕಾರ್ಯ ಮಾಡಿದರೆ ಇದು ಅವನಿಗೆ ಇನ್ನೂ ಉತ್ತಮ. ಆದರೆ ನೀವು ಅರಿಯುವವರಾಗಿ ದ್ದರೆ ಉಪವಾಸವಿರುವುದೇ ನಿಮಗೆ ಅತ್ಯುತ್ತಮ.⁵⁶

أَيَّامًا مَعْدُودَاتٍ فَمَنْ كَانَ مِنْكُمْ مَرِيضًا
أَوْ عَلَى سَفَرٍ فَعِدَّةٌ مِنْ أَيَّامٍ أُخَرَ وَعَلَى
الَّذِينَ يُطِيقُونَهُ فِدْيَةٌ طَعَامُ مِسْكِينٍ
فَمَنْ تَطَوَّعَ خَيْرًا فَهُوَ خَيْرٌ لَهُ وَأَنْ
تَصُومُوا خَيْرٌ لَكُمْ إِنْ كُنْتُمْ تَعْلَمُونَ ﴿١٨٤﴾

185. ಮಾನವರಿಗೆ ಸಾದ್ಯಂತ ಸನ್ಮಾರ್ಗ, ಮಾರ್ಗದರ್ಶಕ ಮತ್ತು ಸತ್ಯಸತ್ಯಗಳಲ್ಲಿರುವ ಅಂತರವನ್ನು ಸುವ್ಯಕ್ತವಾಗಿ ತಿಳಿಸುವ ಶಿಕ್ಷಣಗಳನ್ನೊಳಗೊಂಡಿರುವ 'ಕುರ್ಆನ್' ಅವತೀರ್ಣಗೊಂಡ ತಿಂಗಳು 'ರಮಝಾನ್' ಆಗಿರುತ್ತದೆ. ಆದುದರಿಂದ

شَهْرُ رَمَضَانَ الَّذِي أُنزِلَ فِيهِ الْقُرْآنُ
هُدًى لِلنَّاسِ وَبَيِّنَاتٍ مِنَ الْهُدَى
وَالْقُرْآنِ فَمَنْ شَهِدَ مِنْكُمْ الشَّهْرَ

ಮರಣಾನಂತರ ಸಂಭವಿಸಬಹುದಾದ ಕುಟುಂಬ ಕಲಹ ಅಥವಾ ಯಾವುದೇ ಹಕ್ಕುದಾರನ ಹಕ್ಕುಚ್ಯುತಿಯನ್ನು ತಪ್ಪಿಸುವುದು ಇದರ ಉದ್ದೇಶ. ಅನಂತರ ಅಲ್ಪಾಹನು ವಾರೀಸು ಸೊತ್ತಿನ ವಿತರಣೆಗೆ ತನ್ನ ನಿಯಮಗಳನ್ನು ಗೊತ್ತುಪಡಿಸಿದನು. (ಅದು ಮುಂದೆ ಅನ್ನಿಸಾ ಅಧ್ಯಾಯದಲ್ಲಿ ಬರಲಿದೆ) ಅನಂತರ ಅಲ್ಪಾಹನು ಗೊತ್ತುಪಡಿಸಿದ ವಾರೀಸುದಾರರ ಪಾಲಿನಲ್ಲಿ ಉಯಿಲಿನ ಮೂಲಕ ಯಾವುದೇ ಬದಲಾವಣೆ ಮಾಡುವಂತಿಲ್ಲ. ವಾರೀಸುದಾರನಲ್ಲದವನ ಪರವಾಗಿ ಒಟ್ಟು ಆಸ್ತಿಯ ಮೂರನೇ ಒಂದಂಶಕ್ಕಿಂತ ಹೆಚ್ಚು ಉಯಿಲು ಬರೆಯುವಂತಿಲ್ಲ. ಹಾಗೆಯೇ ಸತ್ಯವಿಶ್ವಾಸಿ ಮತ್ತು ಸತ್ಯನಿಷೇಧಿಗಳು ಪರಸ್ಪರ ಆಸ್ತಿಯ ಹಕ್ಕುದಾರರಾಗುವುದಿಲ್ಲ ಎಂಬ ವಿಧಿಯನ್ನು ಪ್ರವಾದಿವರ್ಯರು(ಸ) ಗೊತ್ತುಪಡಿಸಿದರು.

56. ಇಸ್ಲಾಮಿನ ಬಹುತೇಕ ಆದೇಶಗಳಂತೆ ಕಡ್ಡಾಯ ಉಪವಾಸವನ್ನೂ ಹಂತಹಂತವಾಗಿ ಜಾರಿಗೊಳಿಸಲಾಯಿತು. ಪ್ರವಾದಿವರ್ಯರು(ಸ), ಮೊದಲು ಮುಸ್ಲಿಮರಿಗೆ ತಿಂಗಳಿಗೆ ಮೂರು ದಿನ ಉಪವಾಸ ಆಚರಿಸುವಂತೆ ಆದೇಶಿಸಿದರು. ಆದರೆ ಅವು ಕಡ್ಡಾಯವಾಗಿರಲಿಲ್ಲ. ಅನಂತರ ಹಿ. ಶ. 2ರಲ್ಲಿ ರಮಝಾನ್ ತಿಂಗಳಲ್ಲಿ ಉಪವಾಸ ಆಚರಿಸುವ ಆದೇಶ ಅವತೀರ್ಣಗೊಂಡಿತು. ಆದರೆ ಅದರಲ್ಲಿ ಉಪವಾಸ ಆಚರಿಸುವ ಶಕ್ತಿಯಿದ್ದೂ ಉಪವಾಸ ಆಚರಿಸದವರು ಪ್ರತಿಯೊಂದು ಉಪವಾಸದ ಬದಲು ಒಬ್ಬ ಬಡವನಿಗೆ ಉಣಬಡಿಸಬೇಕು ಎಂಬ ರಿಯಾಯಿತಿಯನ್ನಿರಿಸಲಾಯಿತು. ಅನಂತರವಷ್ಟೇ ಮುಂದೆ ಬರಲಿರುವ ಎರಡನೇ ಆದೇಶ ನೀಡಲಾಯಿತು.

ಯಾವನಾದರೂ ಈ ತಿಂಗಳನ್ನು ಹೊಂದಿದಾಗ ಅವನು ಆ ಸಂಪೂರ್ಣ ತಿಂಗಳ ಉಪವಾಸ ವ್ರತವನ್ನಾಚರಿಸಬೇಕು. ಯಾವನಾದರೂ ರೋಗಿಯಾಗಿದ್ದರೆ ಅಥವಾ ಪ್ರಯಾಣಿಕನಾಗಿದ್ದರೆ ಆತನು ಇತರ ದಿನಗಳಲ್ಲಿ ಉಪವಾಸ ದಿನಗಳ ಸಂಖ್ಯೆಯನ್ನು ಪೂರ್ತಿಗೊಳಿಸಬೇಕು. ಅಲ್ಲಾಹನು ನಿಮಗೆ ಸೌಲಭ್ಯವನ್ನೀಯಲು ಬಯಸುತ್ತಾನೆ; ನಿಮ್ಮನ್ನು ಕಷ್ಟಕ್ಕೀಡು ಮಾಡಲು ಇಚ್ಛಿಸುವುದಿಲ್ಲ. ನೀವು ಉಪವಾಸದ ಸಂಖ್ಯೆಯನ್ನು ಪೂರ್ತಿಗೊಳಿಸಲು ಅನುಕೂಲವಾಗುವಂತೆಯೂ, ಸನ್ಮಾರ್ಗದರ್ಶನದ ಮೂಲಕ ನಿಮ್ಮನ್ನು ಪ್ರತಿಷ್ಠಿತಗೊಳಿಸಿದ ಅಲ್ಲಾಹನ ಮಹಿಮೆಯನ್ನು ಕೊಂಡಾಡುತ್ತಾ ಅವನಿಗೆ ಕೃತಜ್ಞರಾಗಿರಲಿಕ್ಕಾಗಿಯೂ ಈ ವಿಧಾನವನ್ನು ತೋರಿಸಿ ಕೊಡಲಾಗಿದೆ.

186. ಓ ಪೈಗಂಬರರೇ, ನನ್ನ ದಾಸರು ನಿಮ್ಮೊಡನೆ ನನ್ನ ಬಗ್ಗೆ ಕೇಳಿದರೆ, ನಾನು ಅವರಿಗೆ ನಿಕಟನಾಗಿದ್ದೇನೆಂದೂ, ಪ್ರಾರ್ಥಿಸುವವನು ನನ್ನನ್ನು ಪ್ರಾರ್ಥಿಸಿದಾಗ ಅವನ ಪ್ರಾರ್ಥನೆಯನ್ನು ಆಲಿಸುತ್ತೇನೆಂದೂ ಅದಕ್ಕೆ ಉತ್ತರಿಸುತ್ತೇನೆಂದೂ ಅವರಿಗೆ ಹೇಳಿರಿ. ಆದುದರಿಂದ ಅವರು ನನ್ನ ಕರೆಗೆ ಓಗೊಡಲಿ ಮತ್ತು ನನ್ನ ಮೇಲೆ ವಿಶ್ವಾಸವಿರಿಸಲಿ. (ಇದನ್ನು ಅವರಿಗೆ ತಿಳಿಸಿಬಿಡಿರಿ) ಅವರು ಸನ್ಮಾರ್ಗ ಪಡೆಯಲೂಬಹುದು.

187. ಉಪವಾಸ ವ್ರತದಂದು ರಾತ್ರಿಕಾಲದಲ್ಲಿ ನೀವು ನಿಮ್ಮ ಪತ್ನಿಯ ರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದನ್ನು 'ಧರ್ಮಸಮ್ಮತ' ಗೊಳಿಸಲಾಗಿರುತ್ತದೆ. ಅವರು ನಿಮಗೆ ಉಡುಪಾಗಿರುವರು ಮತ್ತು ನೀವು ಅವರಿಗೆ ಉಡುಪಾಗಿರುವಿರಿ. ನೀವು ರಹಸ್ಯವಾಗಿ ಆತ್ಮವಂಚನೆ ಮಾಡುತ್ತಿದ್ದುದು ಅಲ್ಲಾಹನಿಗೆ ತಿಳಿಯಿತು. ಆದರೆ, ಅಲ್ಲಾಹನು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಿ ನಿಮ್ಮನ್ನು ಕ್ಷಮಿಸಿರುತ್ತಾನೆ. ಇನ್ನು ನೀವು ಅವರೊಂದಿಗೆ ರಮಿಸಿರಿ ಮತ್ತು ಅಲ್ಲಾಹನು ನಿಮಗೆ ನಿಯತಗೊಳಿಸಿದ ಸವಿಯನ್ನನುಭವಿಸಿಕೊಳ್ಳಿರಿ ಮತ್ತು ಇರುಳಿನ ಕಠಿಣತೆಯಿಂದ ಉಪಾಕಾಲದ ಬಿಳಿರೇಖೆಯು ನಿಮಗೆ ಬೇರ್ಪಟ್ಟು ತೋರುವವರೆಗಿನ ನಿಶಾವಧಿಯಲ್ಲಿ ತಿನ್ನಿರಿ ಮತ್ತು ಕುಡಿಯಿರಿ. ಅನಂತರ ಈ ಕಾರ್ಯಗಳನ್ನೆಲ್ಲಾ ಬಿಟ್ಟು, ರಾತ್ರಿಯವರೆಗೆ ನಿಮ್ಮ ಉಪವಾಸ ವ್ರತವನ್ನು ಪೂರ್ತಿಗೊಳಿಸಿರಿ. ನೀವು ಮಸೀದಿಗಳಲ್ಲಿ 'ಇಲ್-ತಿಹಾಫ್'ಗೆ (ಧ್ಯಾನಾಸಕ್ತರಾಗಿ) ಕುಳಿತಿರುವಾಗ ಸ್ತ್ರೀ ಸಂಭೋಗ ಮಾಡಬೇಡಿರಿ. ಇವು ಅಲ್ಲಾಹನು

فِيصَوْمِهِ وَمَنْ كَانَ مَرِيضًا أَوْ عَلَى سَفَرٍ
فَعِدَّةٌ مِّنْ أَيَّامٍ أُخَرَ يُرِيدُ اللَّهُ بِكُمُ
الْيُسْرَ وَلَا يُرِيدُ بِكُمُ الْعُسْرَ وَلَا تَكْتُمُوا
الْعِدَّةَ وَتَكْتُمُوا اللَّهَ عَلَى مَا هَدَاكُمْ
وَلَعَلَّكُمْ تَشْكُرُونَ ﴿١٨٥﴾

وَإِذَا سَأَلَكَ عِبَادِي عَنِّي فَإِنِّي قَرِيبٌ أُجِيبُ
دَعْوَةَ الدَّاعِ إِذَا دَعَانِ فَلْيَسْتَجِيبُوا لِي
وَلْيُؤْمِنُوا بِي لَعَلَّهُمْ يَرْشُدُونَ ﴿١٨٦﴾

أَجَلٌ لَّكُمْ لَيْلَةَ الصَّيَامِ الرَّفَثُ إِلَى نِسَائِكُمْ
هُنَّ لِيَّاسٌ لَّكُمْ وَأَنْتُمْ لِيَّاسٌ لَهُنَّ عَلِمَ
اللَّهُ أَنَّكُمْ كُنْتُمْ تَخْتَانُونَ أَنْفُسَكُمْ فَتَابَ
عَلَيْكُمْ وَعَفَا عَنْكُمْ فَالآنَ بَاشِرُوهُمْ
وَابْتَغُوا مَا كَتَبَ اللَّهُ لَكُمْ وَكُلُوا وَاشْرَبُوا
حَتَّىٰ يَتَبَيَّنَ لَكُمُ الْخَيْطُ الْأَبْيَضُ مِنَ الْخَيْطِ
الْأَسْوَدِ مِنَ الْفَجْرِ ثُمَّ أَتُمُوا الصَّيَامَ إِلَى
الْبَيْتِ وَلَا تَبَاشِرُوهُمْ وَأَنْتُمْ عَاكِفُونَ
فِي الْمَسْجِدِ تِلْكَ حُدُودُ اللَّهِ فَلَا تَعْرُضُوا
كُلَّ ذَلِكَ بَيْنَ اللَّهِ وَاللَّاسِ لَعَلَّكُمْ يَتَّقُونَ ﴿١٨٧﴾

ನಿರ್ಣಯಿಸಿದ ಮೇರೆಗಳು. ಇವುಗಳನ್ನು ಸಮೀಪಿಸಬಾರದು. ಹೀಗೆ ಜನರು ಅಪರಾಧಗಳಿಂದ ಪಾರಾಗುವರೆಂದು ನಿರೀಕ್ಷಿಸಿ, ಅಲ್ಲಾಹನು ತನ್ನ ಆದೇಶಗಳನ್ನು ಸುಸ್ಪಷ್ಟವಾಗಿ ವಿವರಿಸುತ್ತಾನೆ.

188. ನೀವು ನಿಮ್ಮ ಸಂಪತ್ತನ್ನು ಪರಸ್ಪರ ಅನುಚಿತ ರೀತಿಯಿಂದ ಕಬಳಿಸಬಾರದು ಮತ್ತು ನಿಮಗೆ ಇತರರ ಸಂಪತ್ತಿನ ಒಂದಂಶವನ್ನು ಉದ್ದೇಶಪೂರ್ವಕವಾಗಿ ಅಕ್ರಮ ರೂಪದಿಂದ ಕಬಳಿಸುವ ಸಂದರ್ಭ ಸಿಗುವಂತೆ ಅವುಗಳನ್ನು ಅಧಿಕಾರಿಗಳ ಮುಂದೆ ಸಮರ್ಪಿಸಬಾರದು.⁵⁷

وَلَا تَأْكُلُوا أَمْوَالَكُمْ بَيْنَكُمْ بِالْبَاطِلِ وَتُدْلُوا بِهَا إِلَى الْحُكَّامِ لِنَأْكُلُوا فَرِيقًا مِّنْ أَمْوَالِ النَّاسِ بِإِثْمٍ وَأَنْتُمْ تَعْلَمُونَ ﴿١٨٨﴾

189. (ಓ ಪೈಗಂಬರರೇ,) ಜನರು ನಿಮ್ಮೊಡನೆ ಚಂದ್ರನ ವೃದ್ಧಿ-ಕ್ಷಯಗಳ ಬಗ್ಗೆ ಪ್ರಶ್ನಿಸುತ್ತಾರೆ. ಅವು ಜನರಿಗೆ ಕಾಲ ನಿರ್ಣಯದ ಹಾಗೂ 'ಹಜ್ಜ್'ನ(ಯಾತ್ರೆಯ) ಸಂಕೇತಗಳಾಗಿವೆಯೆನ್ನಿರಿ. ನೀವು ಹಿಂಭಾಗದಿಂದ ನಿಮ್ಮ ಮನೆಗಳೊಳಗೆ ಪ್ರವೇಶಿಸುತ್ತಿರುವುದು ಪುಣ್ಯ ಕಾರ್ಯವೇನೂ ಅಲ್ಲವೆಂದೂ ಅಲ್ಲಾಹನ ಅಪ್ರಸನ್ನತೆಯಿಂದ ದೂರವಿರುವುದೇ ನಿಜವಾದ ಪುಣ್ಯಕಾರ್ಯವೆಂದೂ ಆ ಪ್ರಯುಕ್ತ ನೀವು ಬಾಗಿಲುಗಳಿಂದಲೇ ನಿಮ್ಮ ಮನೆಗಳೊಳಗೆ ಪ್ರವೇಶಿಸಿರೆಂದೂ ನಿಮಗೆ ವಿಜಯಪ್ರಾಪ್ತಿಯಾಗುವಂತಾಗಲು ಅಲ್ಲಾಹನ ಭಯವಿರಿಸಿಕೊಳ್ಳಿರೆಂದೂ ಅವರೊಡನೆ ಹೇಳಿರಿ.⁵⁸

يَسْأَلُونَكَ عَنِ الْآهْلِ قُلْ هِيَ مَوَاقِيْتُ لِلنَّاسِ وَالْحُكْمِ وَلَيْسَ الْبِرُّ بِأَنْ تَأْتُوا الْبُيُوتَ مِنْ ظُهُورِهَا وَلَكِنَّ الْبِرَّ مِنَ اتِّقَاءِ وَاتُّو الْبُيُوتَ مِنْ أَبْوَابِهَا وَاتَّقُوا اللَّهَ لَعَلَّكُمْ تُفْلِحُونَ ﴿١٨٩﴾

190. ನಿಮ್ಮೊಡನೆ ಯುದ್ಧ ಮಾಡುವವರೊಂದಿಗೆ ನೀವೂ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ. ಆದರೆ ಅತಿಕ್ರಮಿಸಬೇಡಿರಿ. ಅಲ್ಲಾಹನು ಅತಿಕ್ರಮಿಸುವವರನ್ನು ಮೆಚ್ಚುವುದಿಲ್ಲ.

وَقَاتِلُوا فِي سَبِيلِ اللَّهِ الَّذِينَ يُقَاتِلُونَكُمْ وَلَا تَعَدُّوا إِطْرَاقَ اللَّهِ لَا يُحِبُّ الْمُعْتَدِينَ ﴿١٩٠﴾

191. ಅವರೊಡನೆ ಹೋರಾಟ ನಡೆಸಬೇಕಾದ ಸಂದರ್ಭ ಬಂದಾಗಲೆಲ್ಲ

وَاقْتُلُواهُمْ حَيْثُ ثَقِفْتُمُوهُمْ وَأَخْرِجُوهُمْ

57. ಅಧಿಕಾರಿಗಳಿಗೆ ಲಂಚಕೊಟ್ಟು ಅವರಿಂದ ಅನುಚಿತ ರೀತಿಯಲ್ಲಿ ಪ್ರಯೋಜನ ಪಡೆಯಲು ಪ್ರಯತ್ನಿಸದಿರಿ- ಎಂಬುದು ಇದರ ಒಂದು ಅರ್ಥ. ಅದರ ಇನ್ನೊಂದು ವಾಖ್ಯೆ ಏನೆಂದರೆ, ಈ ಸಂಪತ್ತು ಅನ್ಯರಿಗೆ ಸೇರಿದ್ದು ಎಂದು ನಿಮಗೆ ಚೆನ್ನಾಗಿ ತಿಳಿದಿರುವಾಗ, ಅವನ ಬಳಿ ತನ್ನ ಸೊತ್ತಿನ ಬಗ್ಗೆ ಯಾವುದೇ ಆಧಾರವಿಲ್ಲ ಅಥವಾ ಹೇಗಾದರೂ ಮಾಡಿ ಅದನ್ನು ಕಬಳಿಸಲು ನಿಮಗೆ ಸಾಧ್ಯವಿದೆ ಎಂಬ ಕಾರಣಕ್ಕಾಗಿ ಅದರ ಮೊಕದ್ದಮೆಯನ್ನು ನ್ಯಾಯಾಲಯಕ್ಕೆ ಕೊಂಡೊಯ್ಯದಿರಿ. ನ್ಯಾಯಾಧೀಶರು ಮೊಕದ್ದಮೆಯ ವಿವರಗಳನ್ನು ನೋಡಿ ಸಂಪತ್ತನ್ನು ನಿಮಗೆ ಒದಗಿಸಲೂ ಬಹುದು. ಆದರೆ ಅದಂದೂ ನಿಮ್ಮ ನ್ಯಾಯಸಮ್ಮತ ಸೊತ್ತಾಗದು.

58. ಅರೇಬಿಯಾದಲ್ಲಿ ಪ್ರಚಲಿತವಿದ್ದ ಮೂಢನಂಬಿಕೆಗಳಲ್ಲಿ ಇದೂ ಒಂದು. ಹಜ್ಜ್‌ಗಾಗಿ ಇಹ್ರಾಮ್ ಕಟ್ಟಿದ ನಂತರ ಅವರು ಬಾಗಿಲ ಮೂಲಕ ಮನೆಗೆ ಪ್ರವೇಶಿಸುತ್ತಿರಲಿಲ್ಲ. ಬದಲಾಗಿ ಹಿಂದಿನ ಗೋಡೆಯಿಂದ ನೆಗೆದು ಅಥವಾ ಗೋಡೆಯಲ್ಲಿ ಕನ್ನ ಕೊರೆದು ಪ್ರವೇಶಿಸುತ್ತಿದ್ದರು. ಪ್ರವಾಸದಿಂದ ಮರಳಿದ ನಂತರವೂ ಹಿಂದಿನಿಂದಲೇ ಮನೆಗೆ ಪ್ರವೇಶಿಸುತ್ತಿದ್ದರು. ಈ ಸೂಕ್ತದಲ್ಲಿ ಪ್ರಸ್ತುತ ಮೂಢನಂಬಿಕೆಯನ್ನು ರದ್ದುಪಡಿಸಿರುವುದರ ಜತೆಗೆ ಒಳಿತು ಅಂತಹ ಪದ್ಧತಿಗಳಿಲ್ಲ, ನಿಜವಾಗಿ ಒಳಿತು ಅಲ್ಲಾಹನನ್ನು ಭಯಪಡುವುದು ಮತ್ತು ಅವನ ಆಜ್ಞೋಲ್ಲಂಘನೆಯಿಂದ ದೂರವಿರುವುದಾಗಿದೆ ಎನ್ನುವ ಮೂಲಕ ಎಲ್ಲ ಮೂಢನಂಬಿಕೆಗಳ ಮೇಲೆ ಪ್ರಹಾರ ನಡೆಸಲಾಗಿದೆ.

ಹೋರಾಟ ನಡೆಸಿರಿ ಮತ್ತು ಅವರು ನಿಮ್ಮನ್ನು ಹೊರಕ್ಕೆಟ್ಟಿ ದಲ್ಲಿಂದ ನೀವೂ ಅವರನ್ನು ಹೊರಕ್ಕೆಟ್ಟಿರಿ. ಏಕೆಂದರೆ ಹತ್ಯೆಯು ಕೆಟ್ಟದ್ದಾಗಿದ್ದರೂ ಕ್ಷೋಭೆಯು (ಫಿತ್ನಾ) ಅದಕ್ಕಿಂತಲೂ ಕೆಟ್ಟದಾಗಿದೆ.⁵⁹ ಅವರು 'ಮಸ್ಜಿದುಲ್ ಹರಾಮ್'ನ ಬಳಿ ನಿಮ್ಮೊಡನೆ ಹೋರಾಡದಿದ್ದರೆ ನೀವೂ ಹೋರಾಡಬೇಡಿರಿ. ಆದರೆ ಅಲ್ಲಿಯೂ ಅವರು ನಿಮ್ಮೊಡನೆ ಹೋರಾಡಿದರೆ, ನೀವೂ ಅವರನ್ನು ನಿರ್ದಾಕ್ಷಿಣ್ಯವಾಗಿ ವಧಿಸಿರಿ. ಇಂತಹ ಸತ್ಯನಿಷೇಧಿಗಳಿಗೆ ಇದೇ ಪ್ರತಿಫಲ.

مَنْ حَبِطَ أَخْرَجُكُمْ وَالْفِتْنَةُ أَشَدُّ مِنَ الْقَتْلِ وَلَا تُقَاتِلُوهُمْ عِنْدَ الْمَسْجِدِ الْحَرَامِ حَتَّى يُقَاتِلُوكُمْ فِيهِ فَإِنْ قَاتَلُوكُمْ فَاقْتُلُوهُمْ كَذَلِكَ جَزَاءُ الْكُفْرِينَ ﴿١٩٠﴾

192. ಅನಂತರ ಅವರು ಹಿಂಜರಿದರೆ ನಿಶ್ಚಯವಾಗಿಯೂ ಅಲ್ಲಾಹನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆಂಬುದನ್ನು ನೀವು ಅರಿತಿರಬೇಕು.

فَإِنْ أَنْتَهُمْ فَإِنَّ اللَّهَ عَفُورٌ رَّحِيمٌ ﴿١٩٠﴾

193. ಕ್ಷೋಭೆಯು ಸಂಪೂರ್ಣ ಅಳಿದು, ಹೋಗುವವರೆಗೂ ಧರ್ಮವು ಪರಿಪೂರ್ಣವಾಗಿ ಅಲ್ಲಾಹನಿಗೇ ಆಗುವವರೆಗೂ ನೀವು ಅವರ ವಿರುದ್ಧ ಹೋರಾಡಿರಿ. ಅನಂತರ ಅವರು ಹಿಮ್ಮೆಟ್ಟಿದರೆ ಅಕ್ರಮಿಗಳ ವಿನಾ ಇನ್ನಾರ ಮೇಲೂ ಕೈಯೆತ್ತಬಾರದೆಂಬುದನ್ನು ನೀವು ತಿಳಿದಿರಬೇಕು.

وَقَاتِلُوهُمْ حَتَّى لَا تَكُونَ فِتْنَةٌ وَيَكُونَ الدِّينُ لِلَّهِ فَإِنْ أَنْتَهُمْ فَلَا عُدْوَانَ إِلَّا عَلَى الظَّالِمِينَ ﴿١٩٣﴾

194. ಸನ್ಮಾನಿತ ತಿಂಗಳ ಪರ್ಯಾಯ ಸನ್ಮಾನಿತ ತಿಂಗಳೇ ಆಗಿರುತ್ತದೆ. ಎಲ್ಲಾ ಸನ್ಮಾನಿತಗಳನ್ನು ಸರಿಸಮಾನವಾಗಿಯೇ ಗೌರವಿಸ ಲಾಗುವುದು.⁶⁰ ಆದುದರಿಂದ ನಿಮ್ಮ ಮೇಲೆ ಕೈ ಮಾಡಿದವರ ಮೇಲೆ ನೀವೂ ಅದೇ ರೀತಿಯಲ್ಲಿ ಕೈ ಮಾಡಿರಿ. ಆದರೆ ಅಲ್ಲಾಹನ ಭಯವಿರಿಸಿಕೊಳ್ಳಿರಿ. ಅಲ್ಲಾಹನು ಸೀಮೋಲ್ಲಂಘನೆ ಯನ್ನು ಮಾಡದವರೊಂದಿಗೆ ಮಾತ್ರವಿರುತ್ತಾನೆಂಬುದನ್ನು ನೀವು ತಿಳಿದಿರಬೇಕು.

الشَّهْرُ الْحَرَامُ بِالشَّهْرِ الْحَرَامِ وَالْحُرُمَاتُ قِصَاصٌ مَن أَعْتَدَى عَلَيْكُمْ فَاغْتَدُوا وَعَلَيْهِ بِيئْتِل مَا أَعْتَدَى عَلَيْكُمْ وَأَنْقُوا اللَّهَ وَاعْلَمُوا أَنَّ اللَّهَ مَعَ الْمُتَّقِينَ ﴿١٩٤﴾

195. ಅಲ್ಲಾಹನ ಮಾರ್ಗದಲ್ಲಿ ವೆಚ್ಚ ಮಾಡಿರಿ ಮತ್ತು ನಿಮ್ಮನ್ನು

وَأَنْقُوا فِي سَبِيلِ اللَّهِ وَلَا تُلْفُوا بِأَيْدِيكُمْ

59. ಇಲ್ಲಿ 'ಫಿತ್ನಾ' (ಕ್ಷೋಭೆ) ಎಂದರೆ ಒಂದು ಪಂಗಡ ಅಥವಾ ಒಬ್ಬ ವ್ಯಕ್ತಿ ಅಸತ್ಯದ ಬದಲು ಸತ್ಯವನ್ನು ಅಂಗೀಕರಿಸಿದ ಕಾರಣಕ್ಕಾಗಿ ಮಾತ್ರ ಅವರನ್ನು ಹಿಂಸೆ ಮತ್ತು ದಬ್ಬಾಳಿಕೆಗೆ ಗುರಿಪಡಿಸುವುದಾಗಿದೆ.

60. ಅರಬರಲ್ಲಿ ಪ್ರವಾದಿ ಹ. ಇಬ್ನುರಾಹಿಮ್(ಅ) ಕಾಲದಿಂದಲೂ ದುಲ್‌ಕಲದಾ, ದುಲ್‌ಹಜ್ಜಾ ಮತ್ತು ಮುಹರ್ರಮ್ ತಿಂಗಳನ್ನು ಹಜ್ಜ್‌ಗಾಗಿಯೂ ರಜಬ್ ತಿಂಗಳನ್ನು ಉಮ್ರಾಕ್ಕಾಗಿಯೂ ವಿಸ್ತರಿಸುವ ಪದ್ಧತಿ ಇತ್ತು. ಈ ನಾಲ್ಕು ತಿಂಗಳಲ್ಲಿ ಯುದ್ಧ ಮತ್ತು ಕೊಲೆ-ಸುಲಿಗೆಗಳು ನಿಷಿದ್ಧವಾಗಿದ್ದುವು. ಕಅಬಾ ಯಾತ್ರಾರ್ಥಿಗಳು ನೆಮ್ಮದಿಯಿಂದ ಅಲ್ಲಾಹನ ಭವನದ ಯಾತ್ರೆ ಕೈಗೊಂಡು ತಮ್ಮ ಮನೆಗಳಿಗೆ ಮರಳಬೇಕೆಂಬುದೇ ಇದರ ಉದ್ದೇಶ. ಈ ಕಾರಣದಿಂದಲೇ ಇವುಗಳನ್ನು 'ಹರಾಮ್' ಅರ್ಥಾತ್ ಪವಿತ್ರ ಮಾಸಗಳು ಎಂದು ಕರೆಯಲಾಗುತ್ತಿತ್ತು.

ನೀವೇ ವಿನಾಶಕ್ಕೊಳ ಪಡಿಸಿಕೊಳ್ಳಬೇಡಿರಿ. ಸೌಜನ್ಯ ನೀತಿಯನ್ನು ಸ್ವೀಕರಿಸಿಕೊಳ್ಳಿರಿ. ಏಕೆಂದರೆ, ಅಲ್ಲಾಹನು ಸಜ್ಜನರನ್ನು ಪ್ರೀತಿಸುತ್ತಾನೆ.

196. ಅಲ್ಲಾಹನ ಸಂತುಷ್ಟಿಗಾಗಿ 'ಹಜ್ಜ್' ಮತ್ತು 'ಉಮ್ರಾ'ಗಳ ಸಂಕಲ್ಪ ಮಾಡಿದಾಗ ಅದನ್ನು ಪೂರ್ತಿಗೊಳಿಸಿರಿ. ನೀವೆಲ್ಲಾದರೂ ಸುತ್ತುವರಿಯಲ್ಲಟ್ಟಾಗ ನಿಮಗೊದಗಿರುವ ಬಲಿಯನ್ನು ಅಲ್ಲಾಹನ ಸನ್ನಿಧಿಗೆ ಅರ್ಪಿಸಿರಿ⁶¹ ಮತ್ತು ಬಲಿಯು ತನ್ನ ಸ್ಥಾನವನ್ನು ತಲುಪುವ ತನಕ ನಿಮ್ಮ ತಲೆ ಬೋಳಿಸಬೇಡಿರಿ. ಆದರೆ ರೋಗಿಯಾಗಿರುವ ಅಥವಾ ಶಿರೋಬಾಧೆಯ ಕಾರಣದಿಂದ ತಲೆ ಬೋಳಿಸಿಕೊಂಡಾತನು ಪ್ರಾಯಶ್ಚಿತ್ತ ರೂಪದಲ್ಲಿ ಉಪವಾಸಗಳ ನ್ನಾಚರಿಸಬೇಕು ಅಥವಾ ದಾನ ಕೊಡಬೇಕು ಅಥವಾ ಬಲಿಯರ್ಪಿಸಬೇಕು.⁶² ಅನಂತರ ನಿಮಗೆ ನೆಮ್ಮದಿಯೊದಗಿದಾಗ,⁶³ (ಮತ್ತು ನೀವು ಹಜ್ಜ್‌ಗಿಂತ ಮುಂಚಿತವಾಗಿ ಮಕ್ಕಾ ತಲುಪಿದರೆ) 'ಹಜ್ಜ್'ನ ಕಾಲ ಬರುವ ತನಕ 'ಉಮ್ರಾ'ದಿಂದ ಫಲಪಡೆಯುವಾತನು ತನ್ನ ಶಕ್ತ್ಯಾನುಸಾರ ಬಲಿಯನ್ನರ್ಪಿಸಬೇಕು. ಬಲಿಯೊದಗದಿದ್ದರೆ, ಮೂರು ದಿನಗಳ ಉಪವಾಸವನ್ನು 'ಹಜ್ಜ್' ಕಾಲದಲ್ಲಿಯೂ ಏಳು ದಿನಗಳ ಉಪವಾಸವನ್ನು ಸ್ವಗೃಹಕ್ಕೆ ತಲುಪಿದ ಬಳಿಕವೂ, ಹೀಗೆ ಹತ್ತು ದಿನಗಳ ಉಪವಾಸವನ್ನು ಪೂರ್ತಿಯಾಗಿ ಆಚರಿಸಬೇಕು. ಈ ರಿಯಾಯತಿಯು ಮಸ್ಜಿದುಲ್ ಹರಾಮ್‌ನ ಸಮೀಪದ ನಿವಾಸಿಗಳಲ್ಲದವರಿಗಾಗಿದೆ. ಅಲ್ಲಾಹನ ಈ ಆಜ್ಞೆಗಳನ್ನು ಉಲ್ಲಂಘಿಸದಿರಿ. ಅಲ್ಲಾಹನು ಕಠಿಣವಾಗಿ ಶಿಕ್ಷಿಸುವವನೆಂಬುದನ್ನು ನೀವು ಚೆನ್ನಾಗಿ ತಿಳಿದಿರಬೇಕು.

197. 'ಹಜ್ಜ್'ನ ತಿಂಗಳುಗಳು ಎಲ್ಲರಿಗೂ ತಿಳಿದಿವೆ. ಈ ನಿಶ್ಚಿತ ತಿಂಗಳುಗಳಲ್ಲಿ ಹಜ್ಜ್‌ನ ಸಂಕಲ್ಪ ಮಾಡುವಾತನು ಹಜ್ಜ್ ಕಾಲಾವಧಿಯಲ್ಲಿ ಯಾವುದೇ ಕಾಮಾಪೇಕ್ಷೆಯ, ದುರಾಚಾರದ ಮತ್ತು ಕಲಹದ ಕಾರ್ಯಗಳು ತನ್ನಿಂದ ಸಂಭವಿಸದಂತೆ ಜಾಗರೂಕನಾಗಿರಬೇಕು. ನೀವು ಯಾವ ಸತ್ಕಾರ್ಯಗಳನ್ನು

إِلَى التَّهْلُكَةِ تَوَلَّوْا وَأَحْسِنُوا إِنَّ اللَّهَ يُحِبُّ
الْمُحْسِنِينَ ﴿١٩٦﴾

وَأْتُوا الْحَجَّ وَالْعُمْرَةَ لِلَّهِ فَإِنْ أُحْصِرْتُمْ
فَمَا اسْتَيْسَرَ مِنَ الْهَدْيِ وَلَا تَحْلِقُوا
رُءُوسَكُمْ حَتَّىٰ يَبْلُغَ الْهَدْيُ مَحَلَّهُ
فَمَنْ كَانَ مِنْكُمْ مَّرِيضًا أَوْ بِهِ أَذًى مِنْ
رَأْسِهِ فِدْيَةٌ مِنْ صِيَامٍ أَوْ صَدَقَةٍ
أَوْ سُلْبٍ فَإِذَا أَمِنْتُمْ فَمَنْ تَمَتَّعَ بِالْعُمْرَةِ
إِلَى الْحَجِّ فَمَا اسْتَيْسَرَ مِنَ الْهَدْيِ فَمَنْ
لَمْ يَجِدْ فَصِيَامٌ ثَلَاثَةِ أَيَّامٍ فِي الْحَجِّ وَ
سَبْعَةٍ إِذَا رَجَعْتُمْ تِلْكَ عَشْرَةٌ كَامِلَةٌ
ذَلِكَ لِمَنْ لَمْ يَكُنْ أَهْلَهُ حَاضِرًا الْمَسْجِدِ
الْحَرَامِ وَاتَّقُوا اللَّهَ وَاعْلَمُوا أَنَّ اللَّهَ
شَدِيدُ الْعِقَابِ ﴿١٩٧﴾

الْحَجِّ أَشْهُرٌ مَعْلُومَاتٌ فَمَنْ فَرَضَ فِيهِنَّ
الْحَجَّ فَلَا رَفَثَ وَلَا فُسُوقَ وَلَا جِدَالَ
فِي الْحَجِّ وَمَا تَفَعَّلُوا مِنْ خَيْرٍ يَحْسَبُهُ
اللَّهُ تَرَدُّدًا وَإِنَّا بِرَأْيِ الرَّادِّ التَّقْوَىٰ

61. ಅರ್ಥಾತ್- ದಾರಿಯಲ್ಲಿ ಮುಂದುವರಿಯಲು ಅಸಾಧ್ಯವಾಗಿ ಅನಿವಾರ್ಯವಾಗಿ ನಿಂತು ಬಿಡಬೇಕಾಗಿ ಬಂದರೆ ಒಂಟೆ, ಗೋವು ಮತ್ತು ಕುರಿಗಳ ಪೈಕಿ ಲಭ್ಯವಿರುವ ಯಾವುದಾದರೂ ಪ್ರಾಣಿಯನ್ನು ಅಲ್ಲಾಹನಿಗಾಗಿ ಬಲಿಯರ್ಪಿಸಿರಿ.

62. ಇಂತಹ ಸಂದರ್ಭಗಳಲ್ಲಿ ಮೂರು ದಿನದ ಉಪವಾಸ ಆಚರಿಸುವ, ಆರು ಮಂದಿ ಬಡವರಿಗೆ ಉಣಬಡಿಸುವ ಅಥವಾ ಕನಿಷ್ಠ ಒಂದು ಆಡನ್ನು 'ದಿಬ್' ಮಾಡುವ ಆದೇಶವನ್ನು ಪ್ರವಾದಿವರ್ಯರು(ಸ) ನೀಡಿದ್ದಾರೆಂದು ಪ್ರವಾದಿ ವಚನಗಳಿಂದ ತಿಳಿದು ಬರುತ್ತದೆ.

63. ಅಂದರೆ ನಿಮಗೆ ಅನಿವಾರ್ಯವಾಗಿ ದಾರಿಯಲ್ಲೇ ನಿಂತು ಬಿಡಬೇಕಾಗಿ ಬಂದ ಆ ಕಾರಣವು ನಿವಾರಣೆಯಾದಾಗ.

ಮಾಡಿದರೂ ಅದು ಅಲ್ಲಾಹನ ಅರಿವಿನಲ್ಲಿರುವುದು. ಹಜ್ಜ್ ಯಾತ್ರೆಗೆ ಹೋಗುವಾಗ ದಾರಿವೆಚ್ಚವನ್ನು ಕೊಂಡು ಹೋಗಿರಿ. ಅತ್ಯುತ್ತಮ ದಾರಿವೆಚ್ಚವು ಧರ್ಮನಿಷ್ಠೆ ಆಗಿರುತ್ತದೆ. ಆದುದರಿಂದ ಓ ಬುದ್ದಿ ಜೀವಿಗಳೇ, ನನ್ನ ಆಜ್ಞೋಲ್ಲಂಘನೆಯಿಂದ ದೂರವಿರಿ.

وَالتَّقْوَانَ يَأُولِي الْأَلْبَابِ ﴿١٩٨﴾

198. ನೀವು ಹಜ್ಜ್ ಯಾತ್ರೆಯ ಜೊತೆಯಲ್ಲೇ ನಿಮ್ಮ ಪ್ರಭುವಿನ ಅನುಗ್ರಹವನ್ನರಸುತ್ತ ಹೋಗುವುದರಲ್ಲೇನೂ ಅಡ್ಡಿಯಿಲ್ಲ. ⁶⁴ ನೀವು 'ಅರಫಾ'ದಿಂದ ಹೊರಟು 'ಮಶ'ಅರಲ್ ಹರಾಮ್' (ಮುಝ್ಲಿಫಾ)ನ ಬಳಿ ತಂಗಿ, ಅಲ್ಲಾಹನನ್ನು ಸ್ಮರಿಸಿರಿ. ಆತನು ನಿಮಗೆ ಮಾರ್ಗದರ್ಶನ ಮಾಡಿದ ರೀತಿಯಲ್ಲೇ ಸ್ಮರಿಸಿರಿ. ಇದಕ್ಕೆ ಮುಂಚೆ ನೀವು ಪಥಭ್ರಷ್ಟರಾಗಿದ್ದಿರಿ.

لَيْسَ عَلَيْكُمْ جُنَاحٌ أَنْ تَبْتَغُوا فَضْلًا مِّن رَّبِّكُمْ فَإِذَا أَفَضْتُمْ مِّنْ عَرَفَاتٍ فَاذْكُرُوا اللَّهَ عِندَ الْمَشْعَرِ الْحَرَامِ وَاذْكُرُوا كَمَا هَدَيْتُمْ وَإِنْ كُنْتُمْ مِّنْ قَبْلِهِ لَمِنَ الضَّالِّينَ ﴿١٩٨﴾

199. ಆ ಬಳಿಕ ಇತರರೆಲ್ಲರೂ ಮರಳುವಲ್ಲಿಂದಲೇ ನೀವೂ ಮರಳಿರಿ ಮತ್ತು ಅಲ್ಲಾಹನಿಂದ ಕ್ಷಮೆ ಯಾಚಿಸಿರಿ. ⁶⁵ ನಿಶ್ಚಯವಾಗಿಯೂ ಅಲ್ಲಾಹನು ಅತ್ಯಂತ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

ثُمَّ أفيضوا مِنْ حَيْثُ أَفَاضَ النَّاسُ وَاسْتَغْفِرُوا اللَّهَ إِنَّ اللَّهَ غَفُورٌ رَّحِيمٌ ﴿١٩٩﴾

200. ಹೀಗೆ ನೀವು ಹಜ್ಜ್‌ನ ವಿಧಿ ವಿಧಾನಗಳನ್ನು ನಿರ್ವಹಿಸಿದ ಬಳಿಕ, ಹಿಂದೆ ನೀವು ಪೂರ್ವಿಕರನ್ನು ಸ್ಮರಿಸುತ್ತಿದ್ದಂತೆಯೇ ಅಲ್ಲಾಹನನ್ನು ಸ್ಮರಿಸಿರಿ; ಮಾತ್ರವಲ್ಲ ಅದಕ್ಕಿಂತಲೂ ಅಧಿಕವಾಗಿ ಸ್ಮರಿಸಿರಿ. (ಆದರೆ, ಅಲ್ಲಾಹನನ್ನು ಸ್ಮರಿಸುವವರಲ್ಲೂ ತುಂಬಾ ತಾರತಮ್ಯವಿದೆ.) ಅವರಲ್ಲಿ ಕೆಲವರು, "ಓ ನಮ್ಮ ಪ್ರಭೂ, ನಮಗೆ ಇಹಲೋಕದಲ್ಲಿ ಎಲ್ಲವನ್ನೂ ಕೊಟ್ಟುಬಿಡು" ಎನ್ನುವವರಿದ್ದಾರೆ. ಇಂತಹವರಿಗೆ ಪರಲೋಕದಲ್ಲಿ ಯಾವ ಪಾಲೂ ಇಲ್ಲ.

فَإِذَا قَضَيْتُمْ مِمَّا سَأَلْتُمْ فَادْكُرُوا اللَّهَ كَذِكْرِكُمْ آبَاءَكُمْ أَوْ إِشْرًا بِكُمْ فَانِ مِنَ النَّاسِ مَنْ يَقُولُ رَبَّنَا آتِنَا فِي الدُّنْيَا وَمَا لَهُ فِي الْآخِرَةِ مِنْ خَلَاقٍ ﴿٢٠٠﴾

201. ಇನ್ನು ಕೆಲವರು, "ಓ ನಮ್ಮ ಪ್ರಭೂ, ನಮಗೆ ಇಹಲೋಕದಲ್ಲಿಯೂ ಒಳಿತನ್ನು ದಯಪಾಲಿಸು ಪರಲೋಕದಲ್ಲಿಯೂ ಒಳಿತನ್ನು ದಯಪಾಲಿಸು ಮತ್ತು ನಮ್ಮನ್ನು ಅಗ್ನಿಯಾತನೆಯಿಂದ ರಕ್ಷಿಸು" ಎನ್ನುವವರೂ ಇದ್ದಾರೆ.

وَمِنْهُمْ مَّنْ يَقُولُ رَبَّنَا آتِنَا فِي الدُّنْيَا حَسَنَةً وَفِي الْآخِرَةِ حَسَنَةً وَقِنَا عَذَابَ النَّارِ ﴿٢٠١﴾

64. ಅಲ್ಲಾಹನ ಅನುಗ್ರಹವನ್ನು ಹುಡುಕುವುದೆಂದರೆ ಹಜ್ಜ್‌ನ ಅವಧಿಯಲ್ಲಿ ಉಪಜೀವನಕ್ಕಾಗಿ ಯಾವುದೇ ಕೆಲಸವನ್ನು ಮಾಡುವುದಾಗಿದೆ.

65. ಹಝ್ರತ್ ಇಬ್ನು ರಾಹೀಮ್ ಮತ್ತು ಇಸ್ಹಾಕ್‌ಅಲ್(ಅ) ಅವರ ಕಾಲದಿಂದಲೂ ಪ್ರಚಲಿತವಿದ್ದ ಹಜ್ಜ್‌ನ ವಿಧಾನವೇನೆಂದರೆ ದುಲ್‌ಹಜ್ಜ್ ತಿಂಗಳ 9ನೇ ತಾರೀಖಿನಂದು ಮಿನಾದಿಂದ ಅರಫಾತ್‌ಗೆ ಹೋಗಿ ರಾತ್ರಿ ಅಲ್ಲಿಂದ ಮರಳಿ 'ಮುಝ್ಲಿಫಾ'ದಲ್ಲಿ ತಂಗುತ್ತಿದ್ದರು. ಅನಂತರ ಕ್ರಮೇಣ ಕುರೈಶರ ಬ್ರಾಹ್ಮಣ್ಯ ಸ್ಥಾಪಿತವಾದಾಗ ಅವರು "ನಾವಾದರೂ ಹರಮ್‌ನ ನಿವಾಸಿಗಳು, ಸಾಮಾನ್ಯ ಅರಬರಂತೆ ಅರಫಾದ ತನಕ ಹೋಗುವುದು ನಮ್ಮ ಘನತೆಗೆ ತಕ್ಕದಲ್ಲ" ಎನ್ನತೊಡಗಿದರು. ಆದ್ದರಿಂದ ಅವರು ತಮ್ಮ ಪ್ರತ್ಯೇಕತೆಯನ್ನು ಉಳಿಸಿಕೊಳ್ಳಲಿಕ್ಕಾಗಿ ಮುಝ್ಲಿಫಾದ ತನಕ ಹೋಗಿ ಅಲ್ಲಿಂದ ಮರಳುತ್ತಿದ್ದರು. ಉಳಿದವರನ್ನು ಅರಫಾದ ತನಕ ಹೋಗಲು ಬಿಡುತ್ತಿದ್ದರು. ಈ ದುರಹಂಕಾರ ಮತ್ತು ದುರಭಿಮಾನದ ಮೂರ್ತಿಯನ್ನೇ ಈ ಸೂಕ್ತದ ಮೂಲಕ ನುಚ್ಚುನೂರುಗೊಳಿಸಲಾಗಿದೆ.

202. ಇಂತಹವರು ತಮ್ಮ ದುಡಿಮೆಗನುಸಾರವಾಗಿ (ಇಕ್ಕಡೆಗಳಲ್ಲೂ) ಪಾಲು ಪಡೆಯುವರು. ಅಲ್ಲಾಹನು ಲೆಕ್ಕ ತೀರಿಸುವುದರಲ್ಲಿ ಅತಿ ಶೀಘ್ರನಾಗಿರುತ್ತಾನೆ.

أُولَٰئِكَ لَهُمْ نَصِيبٌ مِّمَّا كَسَبُوا وَاللَّهُ
سَرِيعُ الْحِسَابِ ﴿٦٦﴾

203. ನೀವು ಅಲ್ಲಾಹನ ಧ್ಯಾನದಲ್ಲಿ ಕಳೆಯಬೇಕಾಗಿರುವ ಎಣಿಕೆಯ ಕೆಲವು ದಿನಗಳಿವು. ಯಾವನಾದರೂ ಲಗುಬಗೆಯಿಂದ ಎರಡೇ ದಿನಗಳಲ್ಲಿ ಮರಳಿದರೂ ಏನೂ ದೋಷವಿಲ್ಲ. ಇನ್ನಾವನಾದರೂ ಸ್ವಲ್ಪ ಹೆಚ್ಚು ಕಾಲ ನಿಂತು ಮರಳಿದರೂ ಏನೂ ದೋಷವಿಲ್ಲ. “ಇದು, ಈ ದಿನಗಳನ್ನು ಧರ್ಮನಿಷ್ಠೆಯಲ್ಲಿ ಕಳೆದಿದ್ದರೆ ಮಾತ್ರ. ಅಲ್ಲಾಹನ ಅವಿಧೇಯತೆಯಿಂದ ದೂರವಿರಿ. ಒಂದು ದಿನ ಅವನ ಸನ್ನಿಧಿಯಲ್ಲಿ ನಿಮಗೆ ಹಾಜರಾಗಲಿದೆಯೆಂಬುದನ್ನು ಚೆನ್ನಾಗಿ ಅರಿತುಕೊಳ್ಳಿರಿ.

وَإِذْكُرُوا اللَّهَ فِي أَيَّامٍ مَّعْدُودَاتٍ فَمَنْ تَعَجَّلَ فِي يَوْمَيْنِ فَلَا إِثْمَ عَلَيْهِ وَمَنْ تَأَخَّرَ فَلَا إِثْمَ عَلَيْهِ لَبِئْسَ الْأَتَقَىٰ وَاتَّقُوا اللَّهَ
وَاعْلَمُوا أَنَّكُمْ إِلَيْهِ تُحْشَرُونَ ﴿٦٧﴾

204. ಜನರ ಪೈಕಿ ಯಾವನಾದರೊಬ್ಬನ ಮಾತುಗಳು ಐಹಿಕ ಜೀವನದಲ್ಲಿ ನಿಮಗೆ ಅತ್ಯಂತ ಹಿತವಾಗಿ ತೋರುತ್ತವೆ. ಅವನು ತನ್ನ ನಿಷ್ಠಾಪಟ್ಟಿದ ಬಗ್ಗೆ ಪದೇ ಪದೇ ಅಲ್ಲಾಹನನ್ನು ಸಾಕ್ಷ್ಯ ವಿರಿಸುತ್ತಾನೆ. ಆದರೆ ವಾಸ್ತವದಲ್ಲಿ ಅವನು ಸತ್ಯದ ಅತ್ಯಂತ ಕೆಟ್ಟ ಶತ್ರುವಾಗಿರುತ್ತಾನೆ.

وَمِنَ النَّاسِ مَنْ يُعْجِبُكَ قَوْلُهُ فِي الْحَيَاةِ الدُّنْيَا وَيُشْهَدُ اللَّهَ عَلَىٰ مَا فِي قَلْبِهِ وَهُوَ أَلَدُّ الْخِصَامِ ﴿٦٨﴾

205. ಅಂತಹವನಿಗೆ ಅಧಿಕಾರ ಪ್ರಾಪ್ತವಾದಾಗ⁶⁷ ಭೂಮಿಯ ಮೇಲೆ ಅವನ ಚಟುವಟಿಕೆಗಳೆಲ್ಲ ಕ್ಷೋಭೆಯನ್ನುಂಟು ಮಾಡಲಿಕ್ಕೂ ಹೊಲ-ಬೆಳೆಗಳನ್ನು ಹಾಳುಮಾಡಲಿಕ್ಕೂ ಮಾನವ ವಂಶವನ್ನು ನಾಶಮಾಡಲಿಕ್ಕೂ ಆಗಿರುತ್ತವೆ. ವಾಸ್ತವದಲ್ಲಿ (ಅವನು ಸಾಕ್ಷ್ಯ ವಿರಿಸುತ್ತಿರುವ) ಅಲ್ಲಾಹನು ಕ್ಷೋಭೆಯನ್ನು ಎಷ್ಟು ಮಾತ್ರಕ್ಕೂ ಮೆಚ್ಚುವುದಿಲ್ಲ.

وَإِذَا تَوَلَّىٰ سَعَىٰ فِي الْأَرْضِ لِيُفْسِدَ فِيهَا وَيُهْلِكَ الْحَرْثَ وَالنَّسْلَ وَاللَّهُ لَا يُحِبُّ الْفُسَادَ ﴿٦٩﴾

206. 'ಅಲ್ಲಾಹನ ಭಯವಿರಿಸಿಕೋ' ಎಂದು ಅವನೊಡನೆ ಹೇಳಲಾದಾಗ, ಅವನ ದುರಭಿಮಾನವು ಅವನನ್ನು ಪಾಪಕಾರ್ಯದಲ್ಲಿ ದೃಢಗೊಳಿಸುತ್ತದೆ. ಅಂತಹವನಿಗೆ ನರಕವೇ ಸಾಕು ಮತ್ತು ಅದು ಅತ್ಯಂತ ಕೆಟ್ಟ ತಾಣ.

وَإِذَا قِيلَ لَهُ اتَّقِ اللَّهَ أَخَذَتْهُ الْعِزَّةُ
بِأَلْتَمْرِ فَحَسْبُهَا جَهَنَّمُ وَلَبِئْسَ الْبِهَادُ ﴿٧٠﴾

66. ಅರ್ಥಾತ್- 'ಅಯ್ಯಾಮುತ್ತಶ್‌ರೀಕ್' (ದುಲ್‌ಹಜ್ಜ್ ತಿಂಗಳ 9ರಿಂದ 13) ಅವಧಿಯಲ್ಲಿ ಮಿನಾದಿಂದ ಮಕ್ಕಾಕ್ಕೆ ದುಲ್‌ಹಜ್ಜ್ ಹನ್ನೆರಡರಂದು ಮರಳಿದರೂ ಸರಿಯೆ, ಹದಿಮೂರರಂದು ಮರಳಿದರೂ ಸರಿಯೆ.

67. ಇದರ ಇನ್ನೊಂದು ಅನುವಾದ 'ಅವನು ಮರಳಿದಾಗ' ಎಂದೂ ಆಗಬಹುದು. ಅರ್ಥಾತ್- ಹೀಗೆಲ್ಲಾ ಹೇಳಿದ ಬಳಿಕ ಅವನು ಮರಳಿದಾಗ ಅವನು ಮಾಡುವುದು ಈ ರೀತಿ ಎಂದು ಹೇಳಲಾಗಿದೆ.

207. ಇನ್ನೊಂದೆಡೆ ಅಲ್ಲಾಹನ ಸಂಪ್ರೀತಿಯ ಆಕಾಂಕ್ಷೆಯಲ್ಲಿ ತನ್ನ ದೇಹವನ್ನು ಸವೆಸುವವನೂ ಇದ್ದಾನೆ. ಅಂತಹ ದಾಸನ ಮೇಲೆ ಅಲ್ಲಾಹನು ಅತ್ಯಂತ ಕೃಪಾಳುವಾಗಿರುತ್ತಾನೆ.

وَمِنَ النَّاسِ مَنْ يَشْرِي نَفْسَهُ ابْتِغَاءَ
مَرْضَاتِ اللَّهِ وَاللَّهُ رَءُوفٌ بِالْعِبَادِ ﴿٣٧﴾

208. ಓ ಸತ್ಯವಿಶ್ವಾಸಿಗಳೇ, ನೀವು ಸರ್ವಸಂಪೂರ್ಣವಾಗಿ ಇಸ್ಲಾಮಿನೊಳಗೆ ಸೇರಿಕೊಳ್ಳಿರಿ⁶⁸ ಮತ್ತು ಶೈತಾನನನ್ನು ಅನುಸರಿಸಬೇಡಿರಿ. ನಿಶ್ಚಯವಾಗಿಯೂ ಅವನು ನಿಮ್ಮ ಪ್ರತ್ಯಕ್ಷ ಶತ್ರುವಾಗಿದ್ದಾನೆ.

يَا أَيُّهَا الَّذِينَ آمَنُوا ادْخُلُوا فِي السِّلْمِ كَافَّةً
وَلَا تَتَّبِعُوا خُطُوَاتِ الشَّيْطَانِ إِنَّهُ لَكُمْ
عَدُوٌّ مُّبِينٌ ﴿٣٨﴾

209. ನೀವು ನಿಮ್ಮ ಬಳಿಗೆ ಬಂದಿರುವ ಸುವ್ಯಕ್ತ ಬೋಧನೆಗಳನ್ನು ಹೊಂದಿಯೂ ತಪ್ಪು ನಡೆದರೆ, ಅಲ್ಲಾಹನು ಮಹಾ ಪ್ರತಾಪಿಯೂ ಯುಕ್ತಿಪೂರ್ಣನೂ ಆಗಿರುತ್ತಾನೆಂಬುದನ್ನು ಚೆನ್ನಾಗಿ ಅರಿತುಕೊಳ್ಳಿರಿ.

فَإِنْ زَلَلْتُمْ مِنْ بَعْدِ مَا جَاءَتْكُمُ الْبَيِّنَاتُ
فَاعْلَمُوا أَنَّ اللَّهَ عَزِيزٌ حَكِيمٌ ﴿٣٩﴾

210. (ಇಷ್ಟೆಲ್ಲಾ ಉಪದೇಶ ಹಾಗೂ ಬೋಧನೆಗಳ ಬಳಿಕವೂ ಜನರು ನೆಟ್ಟಗಾಗದಿದ್ದಲ್ಲಿ) ಅವರೇನು, ಮೋಡಗಳ ಭ್ರಮಗಳಲ್ಲಿ ದೇವಚರರ ಸಮೂಹದೊಂದಿಗೆ ಅಲ್ಲಾಹನು ಸ್ವತಃ ಬಂದೆರಗಿ ಅಂತಿಮ ತೀರ್ಮಾನವನ್ನೇ ಮಾಡಿಬಿಡಬೇಕೆಂದು ನಿರೀಕ್ಷಿಸುತ್ತಿರುವರೇ? ಕೊನೆಗಂತು ಎಲ್ಲಾ ಪ್ರಕರಣಗಳೂ ಅಲ್ಲಾಹನ ಸನ್ನಿಧಿಯಲ್ಲೇ ಸಮರ್ಪಿತವಾಗಲಿಕ್ಕಿವೆ.

هَلْ يَنْظُرُونَ إِلَّا أَنْ يَأْتِيَهُمُ اللَّهُ فِي ظُلَلٍ
مِّنَ اللَّيْلِ وَالْمَلَكُوتِ وَقَضَىٰ الْأَمْرَ
وَأَلَىٰ اللَّهِ تُرْجَعُ الْأُمُورُ ﴿٤٠﴾

211. ಬನೀಇಸ್ರಾಈಲರೊಡನೆ, ನಾವು ಅವರಿಗೆ ಯಾವ ಯಾವ ತರದ ಸುವ್ಯಕ್ತ ದೃಷ್ಟಾಂತಗಳನ್ನು ತೋರಿಸಿದ್ದೆವು ಮತ್ತು ಅಲ್ಲಾಹನ ಅನುಗ್ರಹ ಹೊಂದಿದ ಬಳಿಕ ಅದನ್ನು ದುರ್ದೆಸೆಗೆ ಬದಲಿಸುವ ಜನಾಂಗಕ್ಕೆ ಅಲ್ಲಾಹನು ಎಂತಹ ಕಠಿಣ ಶಿಕ್ಷೆ ಕೊಡುತ್ತಾನೆಂದು ಕೇಳಿರಿ.

سَلِّ بَنِي إِسْرَائِيلَ كَمَا آتَيْنَاهُم مِّنْ آيَاتٍ
بَيِّنَاتٍ وَمَنْ يُبَدِّلِ نِعْمَةَ اللَّهِ مِنْ بَعْدِ
مَا جَاءَتْهُ فَإِنَّ اللَّهَ شَدِيدُ الْعِقَابِ ﴿٤١﴾

212. ಸತ್ಯನಿಷೇಧ ಮಾರ್ಗವನ್ನು ಸ್ವೀಕರಿಸಿಕೊಂಡವರಿಗೆ ಭೂಲೋಕ ಜೀವನವು ಅತ್ಯಂತ ಮನಮೋಹಕವಾಗಿ ಮಾಡಲ್ಪಟ್ಟಿದೆ. ಇಂತಹವರು ಸತ್ಯವಿಶ್ವಾಸ ಮಾರ್ಗ ಸ್ವೀಕರಿಸಿದವರನ್ನು ಅಪಹಾಸ್ಯ ಮಾಡುತ್ತಾರೆ. ಆದರೆ, ಪುನರುತ್ಥಾನ ದಿನದಂದು ಅವರ ಎದುರಾಗಿ

نُرِيهِمُ لِلَّذِينَ كَفَرُوا وَالْحَيَاةَ الدُّنْيَا
يَسْحَرُونَ مِنَ الَّذِينَ آمَنُوا وَالَّذِينَ
اتَّقَوْا فَوْقَهُمْ يَوْمَ الْقِيَامَةِ وَاللَّهُ يَرُؤُنِ

68. ಅರ್ಥಾತ್- ಯಾವುದೇ ಅಪವಾದಗಳಿರದಂತೆ ನಿಮ್ಮ ಜೀವನವನ್ನು ಸಂಪೂರ್ಣವಾಗಿ ಇಸ್ಲಾಮಿಗೆ ಬದ್ಧಗೊಳಿಸಿರಿ. ಜೀವನವನ್ನು ಅನೇಕ ರಂಗಗಳಲ್ಲಿ ವಿಂಗಡಿಸಿ, ಕೆಲವರಲ್ಲಿ ಇಸ್ಲಾಮಿನ ಪಾಲನೆ ಮಾಡಿ ಉಳಿದವುಗಳಲ್ಲಿ ಅದರಿಂದ ಹೊರಗುಳಿಯುವಂತಾಗಬಾರದು.

ಧರ್ಮನಿಷ್ಠರೇ ಅತ್ಯುನ್ನತ ಪದವಿಯಲ್ಲಿರುವರು. ಭೂಲೋಕದ ಜೀವನಾಧಾರವನ್ನಂತು ತಾನಿಚ್ಛಿಸಿದವರಿಗೆ ಅಮಿತವಾಗಿ ನೀಡಲು ಅಲ್ಲಾಹನು ಅಧಿಕಾರವುಳ್ಳವನಾಗಿರುತ್ತಾನೆ.

مَنْ يَشَاءُ بِعَيْرِ حِسَابٍ ﴿١١٣﴾

213. ಆರಂಭದಲ್ಲಿ ಜನರೆಲ್ಲರೂ ಒಂದೇ ಸಂಪ್ರದಾಯದವರಾಗಿದ್ದರು. (ಈ ಸ್ಥಿತಿ ಬಹುಕಾಲ ಉಳಿಯಲಿಲ್ಲ. ಅವರೊಳಗೆ ಭಿನ್ನಾಭಿಪ್ರಾಯಗಳುಂಟಾದುವು) ಆಗ ಅಲ್ಲಾಹನು ಸತ್ಯಮಾರ್ಗದ ಬಗ್ಗೆ ಸುವಾರ್ತೆ ನೀಡುವವರೂ ಮಿಥ್ಯಮಾರ್ಗದ ಬಗ್ಗೆ ಎಚ್ಚರಿಕೆ ಕೊಡುವವರೂ ಆದ ಪ್ರವಾದಿಗಳನ್ನು ರವಾನಿಸಿದನು ಮತ್ತು ಅವರೊಂದಿಗೆ, ಸತ್ಯದ ವಿಷಯದಲ್ಲಿ ಜನರಲ್ಲುಂಟಾಗಿದ್ದ ಭಿನ್ನಾಭಿಪ್ರಾಯಗಳ ಬಗ್ಗೆ ತೀರ್ಪು ನೀಡಲಿಕ್ಕಾಗಿ ಪರಮಸತ್ಯ ಗ್ರಂಥವನ್ನು ಇಳಿಸಿದನು. (ಪ್ರಾರಂಭದಲ್ಲಿ ಜನರಿಗೆ ಸತ್ಯವನ್ನು ತೋರಿಸಿಕೊಡದಿದ್ದರಿಂದೇನೂ ಅವರಲ್ಲಿ ಈ ತರದ ಭಿನ್ನಾಭಿಪ್ರಾಯಗಳು ತಲೆದೋರಿದುದಲ್ಲ ನಿಜವಾಗಿ) ಸತ್ಯದ ಶಿಕ್ಷಣ ಕೊಡಲ್ಪಟ್ಟವರೇ ಈ ಅಭಿಪ್ರಾಯ ಭೇದಗಳನ್ನುಂಟು ಮಾಡಿದರು. ಅವರು ಕೇವಲ ಪರಸ್ಪರ ಅತಿರೇಕ ನಡೆಸಲು ಇಷ್ಟಪಡುತ್ತಿದ್ದುದರಿಂದಲೇ ಸುವ್ಯಕ್ತ ದೃಷ್ಟಾಂತಗಳನ್ನು ಪಡೆದ ಬಳಿಕ ಸತ್ಯವನ್ನು ತ್ಯಜಿಸಿ ವಿವಿಧ ಹಾದಿಗಳನ್ನು ಸೃಷ್ಟಿಸಿಕೊಂಡರು. ಜನರು ಭಿನ್ನಾಭಿಪ್ರಾಯ ತಾಳಿದ್ದ ಆ ಸತ್ಯಮಾರ್ಗವನ್ನು ಅಲ್ಲಾಹನು ತನ್ನ ಅನುಮತಿಯಿಂದ, ಪ್ರವಾದಿಗಳ ಮೇಲೆ ವಿಶ್ವಾಸವಿಟ್ಟವರಿಗೆ ತೋರಿಸಿಕೊಟ್ಟನು. ಅಲ್ಲಾಹನು ತಾನಿಚ್ಛಿಸಿದವರಿಗೆ ಸನ್ಮಾರ್ಗವನ್ನು ತೋರಿಸುತ್ತಾನೆ.

كَانَ النَّاسُ أُمَّةً وَاحِدَةً قَبَعَتْ اللَّهُ النَّبِيِّنَّ مُبَشِّرِينَ وَمُنذِرِينَ وَأَنْزَلَ مَعَهُمُ الْكِتَابَ بِالْحَقِّ لِيُحْكُمَ بَيْنَ النَّاسِ فِي مَا اخْتَلَفُوا فِيهِ وَمَا اخْتَلَفَ فِيهِ إِلَّا الَّذِينَ أُوتُوهُ مِنْ بَعْدِ مَا جَاءَتْهُمْ الْبَيِّنَاتُ بَعِيًا بَيْنَهُمْ فَهَدَى اللَّهُ الَّذِينَ آمَنُوا لِمَا اخْتَلَفُوا فِيهِ مِنَ الْحَقِّ بِإِذْنِهِ وَاللَّهُ يَهْدِي مَنْ يَشَاءُ إِلَى صِرَاطٍ مُسْتَقِيمٍ ﴿١١٣﴾

214. ನಿಮಗಿಂತ ಹಿಂದೆ ವಿಶ್ವಾಸವಿಟ್ಟಿದ್ದವರ ಮೇಲೆ ಸಂಭವಿಸಿದ್ದ ಘಟನೆಗಳೆಲ್ಲ ನಿಮ್ಮ ಮೇಲೆ ಇನ್ನೂ ಸಂಭವಿಸಿಲ್ಲದಿದ್ದರೂ ನಿಮಗೆ ನಿರಾಯಾಸವಾಗಿ ಸ್ವರ್ಗ ಪ್ರವೇಶ ಒದಗುವುದೆಂದು ನೀವು ಎಣಿಸಿದ್ದೀರಾ? 69 ಆಗಿನ ಸಂದೇಶವಾಹಕರೂ ಅವರ ಜೊತೆಯ ಸತ್ಯವಿಶ್ವಾಸಿಗಳೂ, "ಅಲ್ಲಾಹನ ಸಹಾಯ ಎಂದು ಬಂದೀತು?" ಎಂದು ಕಿರುಚಿ ಬಿಡುವಷ್ಟು ಕಷ್ಟಗಳೂ ವಿಪತ್ತುಗಳೂ ಅವರ ಮೇಲೆ ಎರಗಿದುವು ಮತ್ತು ಅವರನ್ನು ನಡುಗಿಸಿ

أَمْ حَسِبْتُمْ أَنْ تُدْخَلُوا الْجَنَّةَ وَلَمَّا يَأْتِكُمْ مَثَلُ الَّذِينَ خَلَوْا مِنْ قَبْلِكُمْ مَسْتَكْبِهِمْ السَّاءُ وَالضَّرَّاءُ وَرُزِلُوا حَتَّى يَقُولَ الرَّسُولُ وَالَّذِينَ آمَنُوا مَعَهُ مَتَى نَصُرُ اللَّهُ الْآلَاءُ إِنَّ نَصَرَ اللَّهُ قَرِيبٌ ﴿١١٤﴾

69. ಅರ್ಥಾತ್- ಭೂಮುಖಕ್ಕೆ ಪ್ರವಾದಿಗಳು ಬಂದಾಗಲೆಲ್ಲಾ ಅವರಿಗೂ ಅವರ ಅನುಯಾಯಿಗಳಿಗೂ ದೇವಧಿಕ್ಕಾರಿಗಳಿಂದ ಅತ್ಯಂತ ಕಠಿಣ ಪ್ರತಿರೋಧ ಎದುರಾಯಿತು. ಅವರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಮಿಥ್ಯದ ಬದಲಿಗೆ ಸತ್ಯಧರ್ಮದ ಸಂಸ್ಥಾಪನೆಗೆ ಪ್ರಯತ್ನಿಸಿದರು. ಆಗಷ್ಟೇ ಅವರು ಸ್ವರ್ಗಕ್ಕೆ ಅರ್ಹರಾದರು. ಅಲ್ಲಾಹನಿಗಾಗಿ ಮತ್ತು ಅವನ ಧರ್ಮಕ್ಕಾಗಿ ಯಾವ ಯಾತನೆಯನ್ನೂ ಸಹಿಸದೆ ಸ್ವರ್ಗ ಅಷ್ಟು ಅಗ್ಗದಿಂದೇನೂ ಪ್ರಾಪ್ತವಾಗುವುದಿಲ್ಲ.

ಬಿಡಲಾಯಿತು. "ಇದೋ, ಅಲ್ಲಾಹನ ಸಹಾಯ ಸಮೀಪವಿದೆ"
(ಎಂದು ಆಗ ಅವರನ್ನು ಸಂತೈಸಲಾಯಿತು.)

215. ನಾವೇನನ್ನು ಖರ್ಚು ಮಾಡಬೇಕೆಂದು ಜನರು ಕೇಳುತ್ತಾರೆ. ನೀವು ಏನು ಖರ್ಚು ಮಾಡುತ್ತೀರೋ ಅದನ್ನು ನಿಮ್ಮ ಮಾತಾಪಿತರ, ಸಂಬಂಧಿಕರ, ಅನಾಥರ, ಬಡವರ ಮತ್ತು ಪ್ರಯಾಣಿಕರ ಮೇಲೆ ಖರ್ಚು ಮಾಡಿರೆಂದೂ ನೀವು ಮಾಡುವ ಎಲ್ಲ ಒಳಿತುಗಳನ್ನು ಅಲ್ಲಾಹನು ಚೆನ್ನಾಗಿ ಅರಿಯುವವನಾಗಿರುತ್ತಾನೆಂದೂ ಉತ್ತರ ಹೇಳಿರಿ.

يَسْأَلُونَكَ مَاذَا يُنْفِقُونَ قُلْ مَا أَنْفَقْتُ مِنْ خَيْرٍ فَلِلْوَالِدَيْنِ وَالْأَقْرَبِينَ وَالْيَتَامَى وَالْمَسْكِينِ وَالرِّسَالَةِ وَالسَّبِيلِ وَمَا تَفْعَلُوا مِنْ خَيْرٍ فَإِنَّ اللَّهَ بِهِ عَلِيمٌ ﴿٢١٥﴾

216. ನಿಮಗೆ ಯುದ್ಧವನ್ನು ಶಾಸನಗೊಳಿಸಲಾಗಿದೆ. ಅದು ನಿಮಗೆ ಅಪ್ರಿಯವಾಗಿದೆ- ಒಂದು ವಸ್ತುವು ನಿಮಗೆ ಅಪ್ರಿಯವಾಗಿದ್ದರೂ ಆ ವಸ್ತುವೇ ನಿಮಗೆ ಗುಣಕರವಾಗಿರಲೂ ಸಾಧ್ಯವಿದೆ ಮತ್ತು ಒಂದು ವಸ್ತುವು ನಿಮಗೆ ಪ್ರಿಯವಾಗಿದ್ದರೂ ಆ ವಸ್ತುವೇ ನಿಮಗೆ ಹಾನಿಕರವಾಗಿರಲೂ ಸಾಧ್ಯವಿದೆ. ಅಲ್ಲಾಹನು ಬಲ್ಲವನಾಗಿದ್ದಾನೆ, ನೀವು ಬಲ್ಲವರಲ್ಲ.

كَيْبَ عَلَيْكُمُ الْقِتَالُ وَهُوَ كُرْهُ لَكُمْ وَعَسَى أَنْ تَكْرَهُوا شَيْئًا وَهُوَ خَيْرٌ لَكُمْ وَعَسَى أَنْ تُحِبُّوا شَيْئًا وَهُوَ شَرٌّ لَكُمْ وَاللَّهُ يَعْلَمُ وَأَنْتُمْ لَا تَعْلَمُونَ ﴿٢١٦﴾

217. ಮಾನ್ಯ ಮಾಸದಲ್ಲಿ ಕಾದಾಡುವ ಬಗ್ಗೆ ಜನರು ನಿಮ್ಮೊಡನೆ ಕೇಳುತ್ತಾರೆ. ಹೇಳಿರಿ: ಅದರಲ್ಲಿ ಕಾದಾಡುವುದು ಮಹಾಪರಾಧವೇ ಸರಿ. ಆದರೆ ಜನರನ್ನು ದೇವಮಾರ್ಗದಿಂದ ತಡೆಯುವುದೂ ಅಲ್ಲಾಹನನ್ನು ನಿಷೇಧಿಸುವುದೂ ದೇವಾರಾಧಕರ ಪಾಲಿಗೆ 'ಮಸ್ಜಿದುಲ್ ಹರಾಮ್'ನ ದಾರಿಯನ್ನು ಮುಚ್ಚುವುದೂ ಹರಮ್(ಕಅಬಾದ ಪರಿಸರ)ನೊಳಗಿರುವವರನ್ನು ಅಲ್ಲಿಂದ ಹೊರಕ್ಕೆ ಅಟ್ಟುವುದೂ ಅಲ್ಲಾಹನ ದೃಷ್ಟಿಯಲ್ಲಿ ಅದಕ್ಕಿಂತಲೂ ಮಹತ್ತರ ಅಪರಾಧವಾಗಿರುತ್ತದೆ ಮತ್ತು ಕ್ಷೋಭೆ ರಕ್ತ ಪಾತಕ್ಕಿಂತಲೂ ಮಹತ್ತರ ಅಪರಾಧವಾಗಿರುತ್ತದೆ.⁷⁰ ಅವರಂತು ನಿಮ್ಮೊಂದಿಗೆ ಕಾದಾಡುತ್ತಲೇ ಇರುವರು. ಅವರಿಂದ ಸಾಧ್ಯ ವೆನಿಸಿದರೆ ನಿಮ್ಮನ್ನು ನಿಮ್ಮ ಧರ್ಮದಿಂದ ಮರಳಿಸಿ ಕೊಂಡೊಯ್ಯುವರು. (ಇದನ್ನು ಚೆನ್ನಾಗಿ ಅರಿತಿರಬೇಕು) ನಿಮ್ಮಲ್ಲಿ

يَسْأَلُونَكَ عَنِ الشَّهْرِ الْحَرَامِ قِتَالٍ فِيهِ قُلْ قِتَالٌ فِيهِ كَبِيرٌ وَصَدٌّ عَنْ سَبِيلِ اللَّهِ وَكُفْرٌ بِهِ وَالْمَسْجِدِ الْحَرَامِ وَإِخْرَاجُ أَهْلِهِ مِنْهُ أَكْبَرُ عِنْدَ اللَّهِ وَالْقِتْلَةُ أَكْبَرُ مِنَ الْقَتْلِ وَلَا يَزَالُ الَّذِينَ يُقَاتِلُونَكُمْ حَتَّى يَرُدُّوكُمْ عَنْ دِينِكُمْ إِنِ اسْتَطَاعُوا وَمَنْ يَرْتَدِدْ مِنْكُمْ عَنْ دِينِهِ فَيَسْتَوْ وَهُوَ كَافِرٌ فَأُولَئِكَ حَبِطَتْ أَعْمَالُهُمْ فِي الدُّنْيَا وَالْآخِرَةِ وَأُولَئِكَ أَصْحَابُ النَّارِ

70. ಈ ವಿಷಯವನ್ನು ಒಂದು ಘಟನೆಯ ಹಿನ್ನೆಲೆಯಲ್ಲಿ ಪ್ರಸ್ತಾಪಿಸಲಾಗಿದೆ. ಹ. ಶ. 2ರ ರಜಬ್ ತಿಂಗಳಲ್ಲಿ ಪ್ರವಾದಿವರ್ಯರು(ಸ) ಎಂಟು ಜನರನ್ನೊಳಗೊಂಡ ತಂಡವನ್ನು ನಖ್ಲ: (ಮಕ್ಕಾ ಮತ್ತು ತಾಯಿಫಾನ ನಡುವಿನ ಒಂದು ಸ್ಥಳ) ಎಂಬಲ್ಲಿಗೆ ಕಳುಹಿಸಿ, ಕುರೈಶರ ಚಲನವಲನ ಮತ್ತು ಅವರ ಮುಂದಿನ ಯೋಜನೆಗಳ ಕುರಿತು ಮಾಹಿತಿ ಸಂಗ್ರಹಿಸುವಂತೆ ಆದೇಶಿಸಿದರು. ಆದರೆ ಅವರು ಯುದ್ಧದ ಅನುಮತಿ ಕೊಟ್ಟಿರಲಿಲ್ಲ. ಅವರಿಗೆ ದಾರಿಯಲ್ಲಿ ಒಂದು ಚಿಕ್ಕ ವ್ಯಾಪಾರಿ ತಂಡ ಎದುರಾದಾಗ ಅವರು ಅದರ ಮೇಲೆ ಮುಗಿಬಿದ್ದು, ಒಬ್ಬ ವ್ಯಕ್ತಿಯನ್ನು ಕೊಲೆಗೈದು ಉಳಿದವರನ್ನು ಸಂಪತ್ತಿನ ಸಮೇತ ಸೆರೆ ಹಿಡಿದು ಮಕ್ಕಾಕ್ಕೆ ತಂದರು. ಈ ಘಟನೆ ರಜಬ್ ತಿಂಗಳ ಅಂತ್ಯ ಮತ್ತು ಶಅಬಾನ್ ಆರಂಭದ ವೇಳೆ ನಡೆದಿತ್ತು. ಆದ್ದರಿಂದ ಆಕ್ರಮಣವು ಪವಿತ್ರ ತಿಂಗಳೆನಿಸಿರುವ

ಯಾವನಾದರೂ ಧರ್ಮದಿಂದ ವಿಮುಖನಾದರೆ ಅವಿಶ್ವಾಸವಸ್ಥೆಯಲ್ಲಿ ಪ್ರಾಣ ಬಿಟ್ಟರೆ, ಅವನ ಕರ್ಮಗಳು ಇಹಪರಗಳೆರಡರಲ್ಲೂ ವ್ಯರ್ಥವಾಗಿ ಹೋಗುವುವು. ಇಂತಹವರೆಲ್ಲರೂ ನರಕವಾಸಿಗಳು ಮತ್ತು ಅವರು ಚಿರಕಾಲ ನರಕದಲ್ಲೇ ಉಳಿಯುವರು.

هُمُ فِيهَا خَالِدُونَ ﴿١١٧﴾

218. ಇದಕ್ಕೆ ವ್ಯತಿರಿಕ್ತವಾಗಿ ವಿಶ್ವಾಸವಿರಿಸಿದವರೂ ಅಲ್ಲಾಹನ ಮಾರ್ಗದಲ್ಲಿ ಮನೆಮಾರನ್ನು ಬಿಟ್ಟವರೂ ಜಿಹಾದ್ ನಡೆಸಿದವರೂ⁷¹ ಅಲ್ಲಾಹನ ಕೃಪೆಯನ್ನು ಅರ್ಹವಾಗಿ ನಿರೀಕ್ಷಿಸುವವರಾಗಿರುತ್ತಾರೆ ಮತ್ತು ಅಲ್ಲಾಹನು ಅವರಿಂದ ಸಂಭವಿಸಿ ಹೋದ ಲೋಪದೋಷಗಳನ್ನು ಕ್ಷಮಿಸುವವನೂ ತನ್ನ ಕರುಣೆಯಿಂದ ಅವರನ್ನು ಅನುಗ್ರಹಿಸುವವನೂ ಆಗಿರುತ್ತಾನೆ.

إِنَّ الَّذِينَ آمَنُوا وَالَّذِينَ هَاجَرُوا وَجَاهَدُوا فِي سَبِيلِ اللَّهِ أُولَٰئِكَ يَرْجُونَ رَحْمَتَ اللَّهِ وَاللَّهُ غَفُورٌ رَّحِيمٌ ﴿١١٨﴾

219. ಮದ್ಯಪಾನ ಮತ್ತು ಜೂಜಾಟದ ಬಗ್ಗೆ ಏನು ಆದೇಶವಿದೆಯೆಂದು ಕೇಳುತ್ತಾರೆ. ಹೇಳಿರಿ! ಅವೆರಡರಲ್ಲೂ ಮಹತ್ತರವಾದ ಕೇಡಿದೆ. ಅವುಗಳಲ್ಲಿ ಜನರಿಗೆ ಕೆಲವು ಪ್ರಯೋಜನಗಳು ಇದ್ದರೂ ಅವುಗಳಿಂದಾಗುವ ಹಾನಿಯು ಪ್ರಯೋಜನಗಳಿಗಿಂತ ಬಹಳಷ್ಟು ಹೆಚ್ಚು.⁷² ನಾವು ದೇವ ಮಾರ್ಗದಲ್ಲಿ ಏನನ್ನು ಖರ್ಚು ಮಾಡಬೇಕೆಂದು ಕೇಳುತ್ತಾರೆ. "ನಿಮ್ಮ ಅವಶ್ಯಕತೆಗಿಂತ ಮಿಕ್ಕಿರುವುದನ್ನು"⁷³ ಎಂದು ಹೇಳಿರಿ.

يَسْأَلُونَكَ عَنِ الْخَمْرِ وَالْمَيْسِرِ قُلْ فِيهِمَا إِثْمٌ كَبِيرٌ وَمَنَافِعُ لِلنَّاسِ وَإِثْمُهُمَا أَكْبَرُ مِنْ نَّفْعِهِمَا ط وَسْأَلُونَكَ مَاذَا يُنْفِقُونَ قُلِ الْعَفْوَ كَذَلِكَ يُبَيِّنُ اللَّهُ لَكُمُ الْآيَاتِ لَعَلَّكُمْ تَتَفَكَّرُونَ ﴿١١٩﴾

220. ನೀವು ಇಹ-ಪರಗಳೆರಡರ ಬಗ್ಗೆಯೂ ಚಿಂತೆಯುಳ್ಳವರಾಗಬಹುದೆಂದು ನಿರೀಕ್ಷಿಸಿ ಅಲ್ಲಾಹನು ನಿಮಗೆ ಈ ರೀತಿಯಲ್ಲಿ

فِي الدُّنْيَا وَالْآخِرَةِ ط وَسْأَلُونَكَ عَنِ الْيَمِينِ

'ರಜಬ್'ನಲ್ಲೇ ನಡೆಯಿತೇನೋ ಎನ್ನುವ ಸಂಶಯ ಹುಟ್ಟಿಸುವಂತಿತ್ತು. ಆದ್ದರಿಂದ ಕುರೈಶರು ಮತ್ತು ಅವರೊಂದಿಗೆ ತೆರೆಮರೆಯ ಸಂಬಂಧ ಹೊಂದಿದ್ದ ಮದೀನಾದ ಯಹೂದಿಯರು ಮತ್ತು ಕಪಟವಿಶ್ವಾಸಿಗಳು ಮುಸ್ಲಿಮರ ವಿರುದ್ಧ ಅಪಪ್ರಚಾರ ನಡೆಸಲು ಈ ಘಟನೆಗೆ ಸಾಕಷ್ಟು ಪ್ರಚಾರ ನೀಡಿದರು. ನೋಡಲು ಇವರು ಮಹಾ ದೇವಭಕ್ತರು, ಆದರೆ ಇವರ ಅವಸ್ಥೆ ನೋಡಿದರೆ ಪವಿತ್ರ ತಿಂಗಳಲ್ಲೂ ರಕ್ತಪಾತ ಮಾಡಲು ಹಿಂಜರಿಯುವುದಿಲ್ಲ ಎನ್ನುವ ಆಕ್ಷೇಪಗಳನ್ನು ಆರಂಭಿಸಿದರು. ಈ ಸೂಕ್ತದಲ್ಲಿ ಆ ಆಕ್ಷೇಪಗಳಿಗೆ ಉತ್ತರ ಕೊಡಲಾಗಿದೆ.

71. ಜಿಹಾದ್, ಎಂದರೆ ನಿರ್ದಿಷ್ಟ ಉದ್ದೇಶದ ಸಾಧನೆಗಾಗಿ ತನ್ನ ಗರಿಷ್ಠ ಶಕ್ತಿಯನ್ನು ವಿನಿಯೋಗಿಸುವುದಾಗಿದೆ. ಇದು ಕೇವಲ ಯುದ್ಧವೆಂಬ ಅರ್ಥವನ್ನು ಹೊಂದಿರುವ ಪದವಲ್ಲ. ಯುದ್ಧಕ್ಕೆ 'ಕಿತಾಲ್' ಎಂಬ ಪದವನ್ನು ಉಪಯೋಗಿಸಲಾಗಿದೆ. 'ಜಿಹಾದ್' ಎಂಬ ಪದ ಅದಕ್ಕಿಂತ ವಿಶಾಲಾರ್ಥವನ್ನು ಹೊಂದಿದೆ. ಯುದ್ಧವೂ ಸೇರಿದಂತೆ ಎಲ್ಲಾ ಬಗೆಯ ಹೋರಾಟ ಅದರಲ್ಲಿ ಒಳಗೊಂಡಿದೆ.

72. ಇದು ಮದ್ಯಪಾನ ಮತ್ತು ಜೂಜಿನ ಕುರಿತು ಇರುವ ಮೊದಲ ಆಜ್ಞೆಯಾಗಿದೆ. ಇದರಲ್ಲಿ ಆ ಕುರಿತು ಅಸಮಾಧಾನವನ್ನಷ್ಟೇ ಪ್ರಕಟಿಸಲಾಗಿದೆ. ಮುಂದೆ ಅನ್ನಿಸಾ ಅಧ್ಯಾಯದ ಸೂಕ್ತ 43 ಮತ್ತು ಅಲ್ ಮಾಯಿದಾ; ಅಧ್ಯಾಯದ ಸೂಕ್ತ 90ರಲ್ಲಿ ಅನಂತರದ ಆದೇಶಗಳು ಬಂದಿವೆ.

73. ಈ ಸೂಕ್ತದ ಕುರಿತು ಚಿತ್ರ-ವಿಚಿತ್ರ ಅರ್ಥಗಳನ್ನು ಕಲ್ಪಿಸಲಾಗುತ್ತಿದೆ. ವಾಸ್ತವದಲ್ಲಿ ಸೂಕ್ತದಲ್ಲಿ ಬಂದಿರುವ ಶಬ್ದಗಳಿಂದ

ಆದೇಶಗಳನ್ನು ಸುಸ್ಪಷ್ಟವಾಗಿ ವಿವರಿಸುತ್ತಾನೆ. ಅನಾಥರೊಂದಿಗೆ ಎಂತಹ ವ್ಯವಹಾರ ಕೈಗೊಳ್ಳಬೇಕೆಂದು ನಿಮ್ಮೊಡನೆ ಕೇಳುತ್ತಾರೆ. ಹೇಳಿರಿ: ಅವರಿಗೆ ಹಿತವಾಗುವಂತಹ ವ್ಯವಹಾರ ಕೈಗೊಳ್ಳುವುದೇ ಉತ್ತಮ. ನೀವು ಅವರೊಂದಿಗೆ ಸಹಬಾಳುವೆ ನಡೆಸುವುದರಲ್ಲಿ ಅಡ್ಡಿಯಿಲ್ಲ. ಅವರು ನಿಮ್ಮ ಸಹೋದರರೇ ತಾನೆ. ಅಹಿತ ಮಾಡುವವರ ಮತ್ತು ಹಿತ ಮಾಡುವವರ ವಿವರ ಅಲ್ಲಾಹನಿಗೆ ತಿಳಿದೇ ಇದೆ. ಅಲ್ಲಾಹನು ಇಚ್ಛಿಸುತ್ತಿದ್ದರೆ ಈ ವಿಷಯದಲ್ಲಿ ನಿಮ್ಮೊಂದಿಗೆ ಕಠಿಣತೆಯನ್ನು ತೋರಿಸುತ್ತಿದ್ದನು. ಆದರೆ, ಅವನು ಸಾಮರ್ಥ್ಯವಿರುವವನಾಗಿರುವುದರೊಂದಿಗೆ ಯುಕ್ತಪೂರ್ಣನೂ ಆಗಿರುತ್ತಾನೆ.

قُلْ إِصْلَاحٌ لَّهُمْ خَيْرٌ وَإِنْ تُخَالِطُوهُمْ فَارْحَمُوا
وَاللَّهُ يَعْلَمُ الْمُفْسِدَ مِنَ الْمُصْلِحِ ط وَكُوشَاءُ
اللَّهُ لَأَعْنَتَكُمْ إِنَّ اللَّهَ عَزِيزٌ حَكِيمٌ ﴿٣١﴾

221. ಬಹುದೇವವಿಶ್ವಾಸಿನಿಯರು ಸತ್ಯವಿಶ್ವಾಸವನ್ನು ಸ್ವೀಕರಿಸುವವರೆಗೂ ನೀವು ಅವರನ್ನು ವಿವಾಹವಾಗಬಾರದು. ಓರ್ವ ಸತ್ಯವಿಶ್ವಾಸಿನಿಯಾದ ದಾಸಿಯು ಓರ್ವ ಬಹುದೇವ ವಿಶ್ವಾಸಿನಿಯಾದ ಕುಲೀನ ಸ್ತ್ರೀಗಿಂತ ಉತ್ತಮಳು. ಅವಳು ನಿಮಗೆ ಎಷ್ಟು ಮೆಚ್ಚಿಕೆಯವಳೇ ಆಗಿರಲಿ ಮತ್ತು ಬಹುದೇವ ವಿಶ್ವಾಸಿ ಪುರುಷರು ಸತ್ಯವಿಶ್ವಾಸವನ್ನು ಸ್ವೀಕರಿಸುವವರೆಗೂ ನಿಮ್ಮ ಸ್ತ್ರೀಯರನ್ನು ಅವರಿಗೆ ವಿವಾಹ ಮಾಡಿಕೊಡಬಾರದು. ಓರ್ವ ಸತ್ಯವಿಶ್ವಾಸಿ ಗುಲಾಮನು ಬಹುದೇವ ವಿಶ್ವಾಸಿ ಕುಲೀನ ಪುರುಷನಿಗಿಂತ ಉತ್ತಮ. ಅವನು ನಿಮಗೆ ಅದೆಷ್ಟು ಮೆಚ್ಚಿಕೆಯವನೇ ಆಗಿರಲಿ. ಇವರು ನಿಮ್ಮನ್ನು ಅಗ್ನಿಯ ಕಡೆಗೆ ಆಹ್ವಾನಿಸುತ್ತಾರೆ ಮತ್ತು ಅಲ್ಲಾಹನು ತನ್ನ ಅನುಚ್ಛೆಯಿಂದ ನಿಮ್ಮನ್ನು ಸ್ವರ್ಗ ಹಾಗೂ ಪಾಪ ವಿಮೋಚನೆಯ ಕಡೆಗೆ ಆಹ್ವಾನಿಸುತ್ತಾನೆ ಮತ್ತು ಜನರು ಬೋಧನೆ ಸ್ವೀಕರಿಸಿ ಪಾಪ ಕಲಿಯಲೆಂದು ಅವನು ತನ್ನ ಆದೇಶಗಳನ್ನು ಅವರ ಮುಂದೆ ವಿವರಿಸುತ್ತಾನೆ.

وَلَا تَنْكِحُوا الْمُشْرِكَةَ حَتَّىٰ يُؤْمِنَ ط وَلَا أَمَةٌ
مُّؤْمِنَةٌ خَيْرٌ مِنْ مُشْرِكَةٍ وَكَوْأَعَجَبَكُمْ
وَلَا تَنْكِحُوا الْمُشْرِكِينَ حَتَّىٰ يُؤْمِنُوا ط وَكَوْأَعَبْتُمْ
مُّؤْمِنٌ خَيْرٌ مِنْ مُشْرِكٍ وَكَوْأَعَجَبْتُمْ أُولَٰئِكَ
يَدْعُونَ إِلَى التَّارِكِ وَاللَّهُ يَدْعُو إِلَى الْجَنَّةِ
وَالْمَغْفِرَةِ بِأَذْنِهِ وَيُبَيِّنُ آيَاتِهِ لِلنَّاسِ
لَعَلَّهُمْ يَتَذَكَّرُونَ ﴿٣٢﴾

222. ಆರ್ತವ(ಋತುಸ್ರಾವ)ದ ಕುರಿತು ಅವರು ನಿಮ್ಮೊಡನೆ ಕೇಳುತ್ತಾರೆ. ಹೇಳಿರಿ: ಅದೊಂದು ಮಾಲಿನ್ಯವಸ್ಥೆ. ಆರ್ತವಾವಸ್ಥೆಯಲ್ಲಿ ಸ್ತ್ರೀಯರಿಂದ ದೂರವಿರಿ. ಅವರು ಶುದ್ಧರಾಗುವ ವರೆಗೆ ಅವರನ್ನು

وَيَسْأَلُونَكَ عَنِ الْمَحِيضِ ط قُلْ هُوَ آذَى
فَاعْتَرِزُوا النَّسَاءَ فِي الْمَحِيضِ وَلَا تَقْرُبُوهُنَّ

ವ್ಯಕ್ತವಾಗುವುದೇನೆಂದರೆ ಜನರು ತಮ್ಮ ಸೊತ್ತಿನ ಒಡೆಯರಾಗಿದ್ದರು. ಅವರು ದೇವಸಂಪ್ರೀತಿ ಗಳಿಸಲು ತಾವೇನನ್ನು ವ್ಯಯಿಸಬೇಕೆಂದು ಪ್ರಶ್ನಿಸುತ್ತಿದ್ದರು. ಅದಕ್ಕುತ್ತರವಾಗಿ ಅವರಿಗೆ ಮೊದಲು ನಿಮ್ಮ ಜೀವನಾವಶ್ಯಕತೆಗಳನ್ನು ಈಡೇರಿಸಿಕೊಳ್ಳಿ. ಮಿಕ್ಕುಳಿದಿರುವುದನ್ನು ಅಲ್ಲಾಹನ ಮಾರ್ಗದಲ್ಲಿ ವ್ಯಯಿಸಿರಿ ಎಂದು ಹೇಳಲಾಗಿದೆ. ಇದು ದಾಸನು ಅಲ್ಲಾಹನ ಮಾರ್ಗದಲ್ಲಿ ಇಚ್ಛಾಪೂರ್ವಕ ಮಾಡುವ ಖರ್ಚಾಗಿದೆ.

ಸಮೀಪಿಸಬೇಡಿರಿ.⁷⁴ ಅವರು ಶುದ್ಧರಾದ ಬಳಿಕ ನಿಮಗೆ ಅಲ್ಲಾಹನು ವಿಧಿಸಿದ ಪ್ರಕಾರ ಅವರ ಬಳಿ ಹೋಗಿರಿ. ನಿಶ್ಚಯವಾಗಿಯೂ ಪಾಪಗಳಿಂದ ಪಶ್ಚಾತ್ತಾಪ ಪಡುವವರನ್ನೂ ಶುದ್ಧಾಚಾರವಿರಿಸುವವರನ್ನೂ ಅಲ್ಲಾಹನು ಇಷ್ಟಪಡುತ್ತಾನೆ.

حَتَّىٰ يَظْهَرُونَ فَإِذَا تَطَهَّرْنَ فَأْتُوهُنَّ مِنْ
حَيْثُ أَمَرَكُمُ اللَّهُ إِنَّ اللَّهَ يُحِبُّ التَّوَّابِينَ
وَيُحِبُّ الْمُتَطَهِّرِينَ ﴿١٧٧﴾

223. ನಿಮ್ಮ ಸ್ತ್ರೀಯರು ನಿಮ್ಮ ಹೊಲಗಳಾಗಿರುತ್ತಾರೆ. ನಿಮ್ಮ ಹೊಲದಲ್ಲಿ ಇಷ್ಟಬಂದಂತೆ ಹೋಗುವ ಅಧಿಕಾರ ನಿಮಗಿದೆ. ಆದರೆ ನಿಮ್ಮ ಭವಿಷ್ಯದ ಕುರಿತು ಚಿಂತಿಸಿರಿ ಮತ್ತು ಅಲ್ಲಾಹನ ಭಯವಿರಿಸಿಕೊಳ್ಳಿರಿ.⁷⁵ ಒಂದು ದಿನ ಆತನನ್ನು ಭೇಟಿಯಾಗಲಿಕ್ಕಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿರಬೇಕು ಮತ್ತು ಓ ಪ್ರವಾದಿಯವರೇ, ನಿಮ್ಮ ಬೋಧನೆಯನ್ನು ಸ್ವೀಕರಿಸಿದವರಿಗೆ ಯಶಸ್ಸಿನ ಶುಭವಾರ್ತೆಯನ್ನು ತಿಳಿಸಿಬಿಡಿರಿ.

نِسَاءَكُمْ حَرَّتْ لَكُمْ فَأْتُوا حَرَّتَكُمْ أَتَىٰ
شَعْتَكُمْ وَقَدْ مَوَّالَ أَنْفُسِكُمْ وَأَنْتُمْ وَاللَّهُ
وَاعْلَمُوا أَنَّكُمْ مُلْقَوَةٌ وَبَشِيرِ الْمُؤْمِنِينَ ﴿١٧٨﴾

224. ಒಳಿತು, ಧರ್ಮನಿಷ್ಠೆ ಮತ್ತು ಜನರ ಸುಧಾರಣೆಯ ಕಾರ್ಯಗಳಿಂದ ದೂರ ಸರಿಯುವ ಉದ್ದೇಶದಿಂದ ಮಾಡುವ ಶಪಥಗಳಿಗಾಗಿ ಅಲ್ಲಾಹನ ನಾಮವನ್ನು ಉಪಯೋಗಿಸಬೇಡಿರಿ. ಅಲ್ಲಾಹನು ಸರ್ವವನ್ನೂ ಆಲಿಸುವವನೂ ಅರಿಯುವವನೂ ಆಗಿರುತ್ತಾನೆ.

وَلَا تَجْعَلُوا اللَّهَ عُرْضَةً لِأَيْمَانِكُمْ أَنْ تَبَرُّوا
وَتَتَّقُوا وَأُصْلِحُوا بَيْنَ النَّاسِ وَاللَّهُ سَمِيعٌ عَلِيمٌ ﴿١٧٩﴾

225. ಅನ್ಯಚ್ಛಿಕವಾಗಿ ಅರ್ಥಶೂನ್ಯ ಶಪಥಗೈದುದಕ್ಕಾಗಿ ಅಲ್ಲಾಹನು ನಿಮ್ಮನ್ನು ಹಿಡಿಯುವುದಿಲ್ಲ. ಆದರೆ ಅವನು, ನೀವು ಹೃತ್ಪೂರ್ವಕ ಮಾಡಿದ ಶಪಥಗಳ ವಿಚಾರಣೆ ನಡೆಸಿಯೇ ತೀರುವನು. ಅಲ್ಲಾಹನು ಅತ್ಯಂತ ಕ್ಷಮಾದಾನಿಯೂ ಸಹನಶೀಲನೂ ಆಗಿರುತ್ತಾನೆ.

لَا يَأْخُذُكُمْ اللَّهُ بِاللَّعْنَةِ فِي أَيْمَانِكُمْ وَلَكِنْ
يَأْخُذُكُمْ بِمَا كَسَبْتُمْ قُلُوبِكُمْ وَاللَّهُ غَفُورٌ حَلِيمٌ ﴿١٨٠﴾

226. ತಮ್ಮ ಪತ್ನಿಯರನ್ನು ಸಮೀಪಿಸಲಾರೆವೆಂದು ಶಪಥ ಮಾಡಿ ಕೊಂಡವರಿಗೆ ನಾಲ್ಕು ತಿಂಗಳುಗಳ ಕಾಲಾವಧಿ ಇದೆ.⁷⁶ ಅವರು ಒಲಿದುಕೊಂಡರೆ ಅಲ್ಲಾಹನು ಕ್ಷಮಿಸುವವನೂ ಕರುಣಾನಿಧಿಯೂ ಆಗಿರುತ್ತಾನೆ.

الَّذِينَ يَنْبَغُونَ مِنْ نِسَائِهِمْ تَرَبُّصُ أَرْبَعَةٍ
أَشْهُرٍ فَإِنْ فَأَوْ قَانَ اللَّهُ غَفُورٌ رَحِيمٌ ﴿١٨١﴾

74. ಅರ್ಥಾತ್- ಆ ಸಂದರ್ಭದಲ್ಲಿ ಅವರೊಂದಿಗೆ ಸಂಸರ್ಗ ನಡೆಸದಿರಿ.

75. ಸಮಗ್ರ ಪದಗಳಿವು. ಇವುಗಳಿಂದ ಎರಡು ಅರ್ಥಗಳು ಹೊರಡುತ್ತವೆ. ಎರಡಕ್ಕೂ ಸಮಾನ ಪ್ರಾಧಾನ್ಯತೆವಿದೆ. ಮೊದಲನೆಯದಾಗಿ ನಿಮ್ಮ ವಂಶವನ್ನು ಕಾಪಾಡಲು ಪ್ರಯತ್ನಿಸಿರಿ. ಆ ಮೂಲಕ ನೀವು ಲೋಕವನ್ನು ತ್ಯಜಿಸುವುದಕ್ಕೆ ಮೊದಲು ನಿಮ್ಮ ಜಾಗದಲ್ಲಿ ಕೆಲಸ ಮಾಡುವ ಇತರರು ಹುಟ್ಟಿಕೊಳ್ಳುವರು. ಎರಡನೆಯದಾಗಿ ನೀವು ನಿಮ್ಮ ಸ್ಥಾನವನ್ನು ವಹಿಸಿಕೊಡಲಿರುವ ಆ ಮುಂದಿನ ಪೀಳಿಗೆಯನ್ನು ಧರ್ಮ, ನೀತಿ ಮತ್ತು ಮಾನವೀಯತೆಯ ಮುತ್ತುಗಳಿಂದ ಶೃಂಗರಿಸಲು ಪ್ರಯತ್ನಿಸಿರಿ.

76. ಶರೀಅತ್‌ನ ಪಾರಿಭಾಷಿಕದಲ್ಲಿ ಇದನ್ನು 'ಈ' ಎನ್ನಲಾಗಿದೆ. ಪತಿ-ಪತ್ನಿಯರ ನಡುವಿನ ಸಂಬಂಧ ಯಾವಾಗಲೂ ಸುಗಮವಾಗಿರಲು ಸಾಧ್ಯವಿಲ್ಲ. ಸಂಬಂಧ ಕೆಡಲು ಕಾರಣಗಳು ಉಂಟಾಗುತ್ತಲೇ ಇರುತ್ತವೆ. ಆದರೆ ವಿಧುಕ್ತವಾಗಿ ವೈವಾಹಿಕ ಸಂಬಂಧದಲ್ಲಿ ಬೆಸೆದುಕೊಂಡಿದ್ದರೂ, ಕಾರ್ಯತಃ ಅವರು ಪತಿ-ಪತ್ನಿಯರೇ ಅಲ್ಲವೇನೋ ಎನ್ನುವ ರೀತಿಯಲ್ಲಿ ಸಂಬಂಧ ಕೆಡುವುದು ಶರೀಅತ್‌ನ

227. ಮತ್ತು ಅವರು ತಲಾಕಿನ (ವಿವಾಹ ವಿಚ್ಛೇದನದ) ನಿರ್ಧಾರವನ್ನೇ ಕೈಗೊಂಡಿದ್ದರೆ, ಅಲ್ಲಾಹನು ಎಲ್ಲವನ್ನೂ ಆಲಿಸುವವನೂ ಅರಿಯುವವನೂ ಆಗಿರುತ್ತಾನೆಂಬುದನ್ನು ತಿಳಿದಿರಲಿ.⁷⁷

وَأِنْ عَزَمُوا الطَّلَاقَ فَإِنَّ اللَّهَ سَمِيعٌ عَلِيمٌ ﴿٧٧﴾

228. ತಲಾಕ್ ಕೊಡಲ್ಪಟ್ಟ ಸ್ತ್ರೀಯರು ಮೂರು ಬಾರಿ ಮುಖ್ಯಾಗುವ ತನಕ ತಮ್ಮನ್ನು ತಡೆದಿರಿಸಿಕೊಳ್ಳಬೇಕು ಮತ್ತು ಅಲ್ಲಾಹನು ಅವರ ಗರ್ಭಾಶಯದೊಳಗೆ ಸೃಷ್ಟಿಸಿರುವುದನ್ನು ಬಚ್ಚಿಡುವುದು ಅವರಿಗೆ ಧರ್ಮಬದ್ಧವಲ್ಲ. ಅವರು ಅಲ್ಲಾಹ್ ಮತ್ತು ನಿರ್ಣಾಯಕ ದಿನದ ಮೇಲೆ ವಿಶ್ವಾಸವಿರಿಸುವವರಾಗಿದ್ದರೆ ಹಾಗೆ ಎಂದಿಗೂ ಮಾಡಬಾರದು. ಅವರ ಪತಿಯಂದಿರು ಸಂಬಂಧವನ್ನು ಸುಗಮ ಗೊಳಿಸಿಕೊಳ್ಳಲು ದುಕ್ಕರಾಗಿದ್ದರೆ, ಈ 'ಇದ್ದತ್'ನ ಕಾಲಾವಧಿಯಲ್ಲಿ ಅವರನ್ನು ಪುನಃ ತಮ್ಮ ಪತ್ನಿತ್ವಕ್ಕೆ ಮರಳಿಸಿಕೊಳ್ಳಲು ಹಕ್ಕುಳ್ಳವರಾಗಿರುತ್ತಾರೆ.⁷⁸ ಪುರುಷರಿಗೆ ಸ್ತ್ರೀಯರ ಮೇಲೆ ಹಕ್ಕಿರುವ ಹಾಗೆಯೇ ಸ್ತ್ರೀಯರಿಗೂ ಪುರುಷರ ಮೇಲೆ ನ್ಯಾಯೋಚಿತ ಹಕ್ಕು ಇದೆ. ಆದರೆ ಅವರ ಮೇಲೆ ಪುರುಷರಿಗೆ ಒಂದು ಪದವಿ ಇದೆ ಮತ್ತು ಅಲ್ಲಾಹನು ಮಹಾ ಪ್ರತಾಪಶಾಲಿಯೂ ವಿವೇಕ ಪೂರ್ಣನೂ ಆಗಿರುತ್ತಾನೆ.

وَالْمُطَلَّقَاتُ يَتَرَبَّصْنَ بِأَنْفُسِهِنَّ ثَلَاثَةَ قُرُوءٍ ط
وَلَا يَحِلُّ لَهُنَّ أَنْ يَكُنَّ مِمَّا خَلَقَ اللَّهُ فِي
أَرْحَامِهِنَّ إِنْ كُنَّ يُؤْمِنُ بِاللَّهِ وَالْيَوْمِ الْآخِرِ
وَبُعُولَتِهِنَّ أَحْسَبُ بَرِّهِنَّ فِي ذَلِكَ إِنْ أَرَادُوا
إِصْلَاحًا وَكُنَّ مِثْلَ الَّذِينَ عَلَّمَنِ بِالْمَعْرُوفِ
وَاللَّيْجَالِ عَلَيْهِنَّ دَرَجَةٌ ط وَاللَّهُ عَزِيزٌ حَكِيمٌ ﴿٧٨﴾

229. ತಲಾಕ್ (ವಿವಾಹ ವಿಚ್ಛೇದನ) ಎರಡು ಸಲ. ಅನಂತರ ನ್ಯಾಯೋಚಿತವಾಗಿ ಸ್ತ್ರೀಯನ್ನು ತಡೆದಿರಿಸಿಕೊಳ್ಳಬೇಕು ಅಥವಾ ಯೋಗ್ಯ ರೀತಿಯಿಂದ ಅವಳನ್ನು ಬಿಡುಗಡೆಗೊಳಿಸಬೇಕು.⁷⁹ ಬಿಡುಗಡೆಗೊಳಿಸುವಾಗ ನೀವು ಅವರಿಗೆ (ಪತ್ನಿಯರಿಗೆ) ಕೊಟ್ಟಿದ್ದ ಸಾಧನಗಳ ಪೈಕಿ ಏನನ್ನೂ ಮರಳಿ ಪಡೆಯುವುದು ನಿಮಗೆ ಧರ್ಮಸಮ್ಮತ ಅಲ್ಲ. ದಂಪತಿಗಳಿಗೆ ಅಲ್ಲಾಹನ ಮೇರೆಗಳಲ್ಲೇ ನೆಲೆನಿಲ್ಲಲು ಅಸಾಧ್ಯವಾದೀತೆಂಬ ಸಂದೇಹ ಸ್ಥಿತಿಯು ಇದಕ್ಕೆ

الطَّلَاقُ مَرَّتَيْنِ ط فَمَا سَاكِتٌ يُعْرَوْنَ أَوْ نَسِيخٍ
بِإِحْسَانٍ ط وَلَا يَحِلُّ لَكُمْ أَنْ تَأْخُذُوا مِمَّا
آتَيْنَكُمُوهُنَّ شَيْئًا إِلَّا أَنْ يَخَافَا أَلَّا يُفْسِدَا
حُدُودَ اللَّهِ فَإِنْ خِفْتُمْ أَلَّا يُفْسِدَا حُدُودَ اللَّهِ فَلَا
جُنَاحَ عَلَيْهِمَا فِيمَا افْتَدَتْ بِهِ ط تِلْكَ

ದೃಷ್ಟಿಯಲ್ಲಿ ಅರೋಚಕವಾಗಿದೆ. ಸಂಬಂಧ ಈ ರೀತಿಯಲ್ಲಿ ಕೆಟ್ಟು ಹೋದರೆ ಅಲ್ಲಾಹನು ನಾಲ್ಕು ತಿಂಗಳ ಕಾಲಾವಧಿಯನ್ನು ಗೊತ್ತುಪಡಿಸಿದ್ದಾನೆ. ಈ ಅವಧಿಯಲ್ಲಿ ತಮ್ಮ ಸಂಬಂಧವನ್ನು ಸುಧಾರಿಸಿಕೊಳ್ಳಿರಿ ಅಥವಾ ದಾಂಪತ್ಯ ಸಂಬಂಧವನ್ನು ಕೊನೆಗೊಳಿಸಿರಿ. ಆ ಮೂಲಕ ಇಬ್ಬರೂ ಪರಸ್ಪರ ಸ್ವತಂತ್ರರಾಗಿ ತಮಗೆ ಸರಿಹೊಂದುವವರೊಂದಿಗೆ ವಿವಾಹ ಮಾಡಿಕೊಳ್ಳಬಹುದಾಗಿದೆ.

77. ಅರ್ಥಾತ್- ಅನ್ಯಾಯವಾಗಿ ನೀವು ಪತ್ನಿಯನ್ನು ತೊರೆದಿದ್ದರೆ ಅಲ್ಲಾಹನಿಂದ ನಿರ್ಭಯರಾಗಿ ಇರಬೇಡಿರಿ. ಅವನು ನಿಮ್ಮ ಅತಿಕ್ರಮದ ಬಗ್ಗೆ ಅಜ್ಞನಾಗಿಲ್ಲ.

78. ಪತಿಯು ಪತ್ನಿಗೆ ಒಂದು ಅಥವಾ ಎರಡು ತಲಾಕ್ ನೀಡಿರುವ ಸಂದರ್ಭದಲ್ಲಿ ಈ ಆಜ್ಞೆ ಅನ್ವಯವಾಗುತ್ತದೆ. ಆಗ ಅದು 'ತಲಾಕ್ ರಜಕ್' ಎನಿಸಿಕೊಳ್ಳುತ್ತದೆ. ಇದ್ದತ್‌ನ ಅವಧಿಯಲ್ಲಿ ಪತಿ ಪುನಃ ಪತ್ನಿಯನ್ನು ಸೇರಬಹುದು.

79. ಈ ಸೂಕ್ತದ ಮೂಲಕ ವ್ಯಕ್ತವಾಗುವುದೇನೆಂದರೆ ಪತಿ ತನ್ನ ವಿವಾಹ ಬಂಧನದಲ್ಲಿರುವ ಪತ್ನಿಯೊಬ್ಬಳಿಗೆ ಗರಿಷ್ಠ ಎರಡು ಬಾರಿ 'ತಲಾಕ್ ರಜಕ್'ಯ ಹಕ್ಕನ್ನು ಪ್ರಯೋಗಿಸಬಹುದು. ತನ್ನ ಪತ್ನಿಗೆ ಎರಡು ಬಾರಿ ತಲಾಕ್ ನೀಡಿ ಪುನಃ ಆಕೆಯನ್ನು ಸೇರಿಸುವ ಪತಿ, ತನ್ನ ಜೀವನಾವಧಿಯಲ್ಲಿ ಎಂದಾದರೂ ಮೂರನೆಯ ಬಾರಿ ಆಕೆಗೆ ತಲಾಕ್ ನೀಡಿದರೆ, ಆ ಸ್ತ್ರೀ ಅವನಿಂದ ಶಾಶ್ವತವಾಗಿ ಅಗಲುವಳು.

ಹೊರತಾಗಿದೆ. ಇಂತಹ ಸ್ಥಿತಿಯಲ್ಲಿ ಅವರಿಬ್ಬರೂ ಅಲ್ಲಾಹನ ಮೇರೆಗಳಲ್ಲೇ ನೆಲೆನಿಲ್ಲಲಾರರೆಂದು ನಿಮಗೆ ಶಂಕೆಯುಂಟಾದಾಗ ಸ್ತ್ರೀಯು ತನ್ನ ಪುರುಷನಿಗೆ (ಪತಿಗೆ) ಏನಾದರೂ ಪರಿಹಾರ ಕೊಟ್ಟು ಬಿಡುಗಡೆ ಹೊಂದುವುದರಲ್ಲಿ ದೋಷವಿಲ್ಲ.⁸⁰ ಅಲ್ಲಾಹನಿಂದ ನಿಶ್ಚಯಿಸಲ್ಪಟ್ಟ ಮೇರೆಗಳಿವು. ಇವುಗಳನ್ನು ಉಲ್ಲಂಘಿಸಬೇಡಿರಿ. ಅಲ್ಲಾಹನ ಮೇರೆಗಳನ್ನು ಯಾರಾದರೂ ಮೀರಿದರೆ ಅವರೇ ಅಕ್ರಮಿಗಳು.

230. ಮತ್ತು (ಪತಿಯು ಎರಡು ಬಾರಿ ತಲಾಕ್ ಕೊಟ್ಟು ಬಳಿಕ ಮೂರನೇ ಬಾರಿಯೂ) ತಲಾಕ್ ಕೊಟ್ಟು ಬಿಟ್ಟರೆ ಆ ಸ್ತ್ರೀಯು ನಿಕಾಹ್ ಇನ್ನೊಬ್ಬನೊಂದಿಗೆ ಆಗಿ ಅವನು ತಲಾಕ್ ಕೊಡುವ ಹೊರತು ಅವಳು ಪುನಃ ಅವನಿಗೆ (ಮೊದಲಿನ ಪತಿಗೆ) ಹಲಾಲ್ ಆಗಲಾರಳು.⁸¹ ಆಗ (ದ್ವಿತೀಯ ಪತಿ ತಲಾಕ್ ಕೊಟ್ಟಾಗ) ಮೊದಲಿನ ಪತಿಯೂ ಈ ಸ್ತ್ರೀಯೂ ಅಲ್ಲಾಹನ ಮೇರೆಯೊಳಗಿರುವೆವೆಂದು ಭಾವಿಸುವುದಾದರೆ, ಅವರು ಪರಸ್ಪರ ಒಲಿದು ಕೊಳ್ಳುವುದರಲ್ಲಿ ದೋಷವಿಲ್ಲ. ಅಲ್ಲಾಹನಿಂದ ನಿಶ್ಚಯಿಸಲ್ಪಟ್ಟ ಮೇರೆಗಳಿವು. (ಅವನ ಮೇರೆಗಳನ್ನು ಮೀರುವುದರ ಪರಿಣಾಮವನ್ನು) ತಿಳಿದಿರುವವರ ಮಾರ್ಗದರ್ಶನಕ್ಕಾಗಿ ಅವನು ಇವುಗಳನ್ನು ಅಭಿವ್ಯಕ್ತಪಡಿಸುತ್ತಾನೆ.

231. ನೀವು ಸ್ತ್ರೀಯರಿಗೆ ತಲಾಕ್ ಕೊಟ್ಟು ಅವರ 'ಇದ್ದತ್' ಪೂರ್ಣಗೊಳ್ಳಲು ಸಮೀಪಿಸಿದಾಗ ಅವರನ್ನು ನ್ಯಾಯೋಚಿತ ರೀತಿಯಲ್ಲಿ ಇರಿಸಿಕೊಳ್ಳಿರಿ ಇಲ್ಲವೆ ನ್ಯಾಯೋಚಿತ ರೀತಿಯಿಂದ ಬಿಡುಗಡೆಗೊಳಿಸಿರಿ. ಕೇವಲ ಸತಾಯಿಸಲಿಕ್ಕಾಗಿ ಅವರನ್ನು ತಡೆ ದಿರಿಸಿಕೊಂಡರೆ ಅದು ಅತಿಕ್ರಮವಾಗುವುದು. ಹೀಗೆ ಮಾಡಿದಾತನು ವಾಸ್ತವದಲ್ಲಿ ತನ್ನ ಮೇಲೆ ತಾನೇ ಅಕ್ರಮವೆಸಗುವನು. ಅಲ್ಲಾಹನ ಆಯತ್ಗಳನ್ನು ಅಪಹಾಸ್ಯ ಮಾಡಬೇಡಿರಿ. ಅಲ್ಲಾಹನು ನಿಮ್ಮ ಮೇಲೆ ಎಷ್ಟು ದೊಡ್ಡ ಅನುಗ್ರಹ ಮಾಡಿರುತ್ತಾನೆಂಬುದನ್ನು

حُدِّدَ اللَّهُ فَلَا تَعْتَدُوا هَهَا وَمَنْ يَتَعَدَّ
حُدُودَ اللَّهِ فَأُولَئِكَ هُمُ الظَّالِمُونَ ﴿٣٠﴾

فَإِنْ طَلَّقَهَا فَلَا تَحِلُّ لَهُ مِنْ بَعْدِ حَيْثُ
تَنكِحَ زَوْجًا غَيْرَهُ فَإِنْ طَلَّقَهَا فَلَا جُنَاحَ
عَلَيْهِمَا أَنْ يَتَرَاجَعَا إِنْ طَلَّقَا أَنْ يُقِيمَا
حُدُودَ اللَّهِ وَتِلْكَ حُدُودُ اللَّهِ يُبَيِّنُهَا
لِقَوْمٍ يَعْلَمُونَ ﴿٣١﴾

وَإِذَا طَلَّقْتُمُ النِّسَاءَ فَبَلَّغْنَهُنَّ
أَمْوَالَهُنَّ بِمَعْرُوفٍ أَوْ سِرِّ حُوهُنَّ
بِمَعْرُوفٍ وَلَا تُمْسِكُوهُنَّ ضِرَارًا لَلْبَعْتِ وَأَنْ
وَمَنْ يَفْعَلْ ذَلِكَ فَقَدْ ظَلَمَ نَفْسَهُ وَلَا
تَتَّخِذُوا آيَاتِ اللَّهِ هُزُوعًا وَادْكُرُوا نِعْمَتَ
اللَّهِ عَلَيْكُمْ وَمَا أَنْزَلَ عَلَيْكُمْ مِنَ الْكِتَابِ

80. ಶರೀಅತ್‌ನ ಪಾರಿಭಾಷಿಕದಲ್ಲಿ ಇದನ್ನು 'ಖುಲಾ' ಎನ್ನುತ್ತಾರೆ. ಅರ್ಥಾತ್- ಪತಿಯು ತನ್ನ ಪತಿಗೆ ಏನನ್ನಾದರೂ ಕೊಟ್ಟು ಅಥವಾ ಕೊಡಿಸಿ ತಲಾಕ್ ಪಡೆಯುವುದು. ಅಂತಹ ಸಂದರ್ಭದಲ್ಲಿ ಪತಿಗೆ, ಆಕೆಯಿಂದ ತಾನು ನೀಡಿದ ಸಂಪತ್ತು ಅಥವಾ ಅದರ ಯಾವುದಾದರೊಂದು ಭಾಗವನ್ನು ಅಥವಾ ಒಮ್ಮತಾಭಿಪ್ರಾಯದಿಂದ ಏನನ್ನು ನಿಶ್ಚಯಿಸಲಾಗುತ್ತದೋ ಅದನ್ನು ಪಡೆಯುವುದು ಧರ್ಮಸಮ್ಮತವಾಗಿದೆ. ಆದರೆ ಪತಿ ಸ್ವತಃ ಪತಿಗೆ ತಲಾಕ್ ನೀಡಿದ್ದರೆ ಅವನು ಆಕೆಗೆ ನೀಡಿದ ಯಾವುದೇ ಸೊತ್ತನ್ನು ಮರಳಿ ಪಡೆಯುವಂತಿಲ್ಲ.

81. ಅಂದರೆ ಯಾವುದಾದರೊಂದು ಸಂದರ್ಭದಲ್ಲಿ ಸ್ವಇಚ್ಛೆಯಿಂದ ತಲಾಕ್ ನೀಡುವುದಾಗಿದೆ. ಇದರಿಂದ ಕೇವಲ ಮೊದಲನೇ ಪತಿಗೆ ಸ್ತ್ರೀಯನ್ನು ಹಲಾಲ್‌ಗೊಳಿಸಲು ಮಾಡಲಾಗುವ ವಿವಾಹ ಮತ್ತು ವಿವಾಹ ವಿಚ್ಛೇದನದ ಸಂಚಿಗೆ ಯಾವುದೇ ಅವಕಾಶ ದೊರೆಯುವುದಿಲ್ಲ.

ಮರೆಯದಿರಿ. ನಿಮ್ಮ ಮೇಲೆ ಇಳಿಸಿದ ಗ್ರಂಥ ಮತ್ತು ಸದ್ವಿವೇಕಗಳ ಗೌರವವನ್ನು ಕಾಪಾಡಬೇಕೆಂದು ಅವನು ನಿಮಗೆ ಉಪದೇಶಿಸುತ್ತಾನೆ. ಅಲ್ಲಾಹನನ್ನು ಭಯಪಡಿರಿ. ಅಲ್ಲಾಹನಿಗೆ ಸರ್ವ ವಿಷಯಗಳ ಅರಿವಿದೆ ಎಂಬುದನ್ನು ಚೆನ್ನಾಗಿ ಅರಿತುಕೊಳ್ಳಿರಿ.

232. ನೀವು ನಿಮ್ಮ ಸ್ತ್ರೀಯರಿಗೆ ತಲಾಕ್ ಕೊಟ್ಟು ಬಳಿಕ ಅವರು ತಮ್ಮ ಇದ್ದತ್ ಪೂರ್ತಿಗೊಳಿಸಿಕೊಂಡಾಗ ತಮಗಿಷ್ಟ ಬಂದ ಪತಿಯ ರೊಂದಿಗೆ ವಿವಾಹ ಮಾಡಿಕೊಳ್ಳಲು ನ್ಯಾಯೋಚಿತ ರೀತಿಯಲ್ಲಿ ಒಪ್ಪಿಕೊಂಡರೆ, ಅವರು ಪರಸ್ಪರ ನಿರಾಹ್ ಮಾಡಿಕೊಳ್ಳುವುದನ್ನು ಆತಂಕಪಡಿಸಬಾರದು. ನೀವು ಅಲ್ಲಾಹನ ಮೇಲೂ ಅಂತಿಮ ದಿವಸದ ಮೇಲೂ ವಿಶ್ವಾಸವಿಡುವವರಾಗಿದ್ದರೆ ಹೀಗೆ ಮಾಡಬಾರದೆಂದು ನಿಮಗೆ ಉಪದೇಶ ನೀಡಲಾಗುತ್ತಿದೆ. ನಿಮಗೆ ಸಭ್ಯವೂ ಪರಿಶುದ್ಧವೂ ಆಗಿರುವ ನಡವಳಿಕೆ ಇದೇ ಆಗಿರುತ್ತದೆ. ಅಲ್ಲಾಹನು ಬಲ್ಲವನು, ನೀವು ಬಲ್ಲವರಲ್ಲ.

233. ತಮ್ಮ ಶಿಶುಗಳು ಪೂರ್ಣ ಸ್ತನಪಾನಾವಧಿಯ ವರೆಗೆ ಹಾಲು ಕುಡಿಯಬೇಕೆಂದು ಪಿತರು ಬಯಸಿದರೆ, ತಾಯಂದಿರು ತಮ್ಮ ಶಿಶುಗಳಿಗೆ ಎರಡು ವರ್ಷ ಪೂರ್ತಿಯಾಗಿ ಹಾಲುಣಿಸಬೇಕು.⁸² ಆಗ ಶಿಶುವಿನ ತಂದೆಯು ಅವರಿಗೆ ನ್ಯಾಯೋಚಿತ ರೀತಿಯಿಂದ ಅನ್ನ, ಬಟ್ಟೆ ಕೊಡಲು ಬಾಧ್ಯಸ್ಥನಾಗುವನು. ಆದರೆ ಅವನವನ ಶಕ್ತಿಗಿಂತ ಮೀರಿದ ಭಾರವನ್ನು ಯಾರ ಮೇಲೂ ಹಾಕಬಾರದು. ಶಿಶುವು ತಾಯಿಯದ್ದು ಎಂಬ ಕಾರಣದಿಂದ ಅವಳನ್ನು ಕಷ್ಟಕ್ಕೊಳಪಡಿಸಬಾರದು ಮತ್ತು ಶಿಶುವಿನ ತಂದೆಯೆಂಬ ಕಾರಣದಿಂದ ಅವನನ್ನೂ ಪೇಚಾಟಿಕೊಳ್ಳಬಾರದು. ಮೊಲೆಹಾಲನ್ನುಣಿಸುವವಳ ಈ ಹಕ್ಕು ತಂದೆಯ ಮೇಲಿರುವಂತೆಯೇ ಅವನ ವಾರೀಸುದಾರರ ಮೇಲೂ ಇದೆ. ಆದರೆ ಉಭಯತ್ರರು ಪರಸ್ಪರ ವಿಚಾರ ವಿನಿಮಯದಿಂದ ಒಮ್ಮತರಾಗಿ ಮೊಲೆ ಹಾಲನ್ನು ಬಿಡಿಸಲಿಚ್ಛಿಸುವುದರಲ್ಲಿ ತಪ್ಪಿಲ್ಲ ಮತ್ತು ನಿಮ್ಮ ಶಿಶುಗಳಿಗೆ ಅನ್ನ ಸ್ತ್ರೀಯಿಂದ ಸ್ತನಪಾನ ಮಾಡಿಸುವ ಇರಾದೆ ನಿಮಗಿದ್ದರೆ, ಅದಕ್ಕೆ ಪ್ರತಿಫಲವನ್ನು ನಿಶ್ಚಯಿಸಿ ಅದನ್ನು ನ್ಯಾಯೋಚಿತವಾಗಿ ಪಾವತಿ ಮಾಡಿದರೆ ಅದರಲ್ಲೂ ತಪ್ಪಿಲ್ಲ. ಅಲ್ಲಾಹನನ್ನು ಭಯಪಡಿರಿ. ನೀವು ಮಾಡುವುದೆಲ್ಲವೂ ಅಲ್ಲಾಹನ ವೀಕ್ಷಣದೊಳಗಿದೆ ಎಂಬುದನ್ನು ನೀವು ತಿಳಿದಿರಬೇಕು.

وَالْحِكْمَةَ يَعْطُكُمْ بِهِ وَاتَّقُوا اللَّهَ وَاعْلَمُوا أَنَّ اللَّهَ بِكُلِّ شَيْءٍ عَلِيمٌ ﴿٢٣٢﴾

وَإِذَا طَلَقْتُمُ النِّسَاءَ فَبَلَّغْنَ أَجَلَهُنَّ فَلَا تَعْضُلُوهُنَّ أَنْ يَنْكِحْنَ أَزْوَاجَهُنَّ إِذَا تَرَاضُوا بَيْنَهُمْ بِالْمَعْرُوفِ ذَلِكَ يُوعَظُ بِهِ مَنْ كَانَ مِنْكُمْ يُؤْمِنُ بِاللَّهِ وَالْيَوْمِ الْآخِرِ ذَلِكَ أَمْرٌ لَكُمْ لَكُمْ وَأَطْهَرُ وَاللَّهُ يَعْلَمُ وَأَنْتُمْ لَا تَعْلَمُونَ ﴿٢٣٣﴾

وَالْوَالِدَاتُ يُرْضِعْنَ أَوْلَادَهُنَّ حَوْلَيْنِ كَامِلَيْنِ لِمَنْ أَرَادَ أَنْ يُنْفِقَ الرِّضَاعَةَ وَعَلَى الْمَوْلُودِ لَهُ رِزْقُهُنَّ وَكِسْوَتُهُنَّ بِالْمَعْرُوفِ لَا تُكَلَّفُ نَفْسٌ إِلَّا وُسْعَهَا لَا تُضَارَّ وَالِدَةٌ وَالدُّةُ يُؤَلَّفُهَا وَلَا مَوْلُودٌ لَهُ يُؤَلَّفُهَا عَلَى الْوَارِيثِ مِثْلُ ذَلِكَ فَإِنْ أَرَادَا فِصَالًا عَنْ تَرَاضٍ مِنْهُمَا وَتَشَاوُرٍ فَلَا جُنَاحَ عَلَيْهِمَا وَإِنْ أَرَدْتُمْ أَنْ تَسْتَرْضِعُوا أَوْلَادَكُمْ فَلَا جُنَاحَ عَلَيْكُمْ إِذَا اسْتَأْتَمْتُمْ مِمَّا آتَيْتُمُ بِالْمَعْرُوفِ وَاتَّقُوا اللَّهَ وَاعْلَمُوا أَنَّ اللَّهَ بِمَا تَعْمَلُونَ بَصِيرٌ ﴿٢٣٤﴾

82. ಇದು ತಲಾಕ್, ಖುಲಾ, ಫಸ್ಕ್ ಅಥವಾ ತಪ್ರೀಕ್‌ನ ಮೂಲಕ ದಂಪತಿಗಳು ಪರಸ್ಪರ ಬೇರ್ಪಟ್ಟಿದ್ದು, ಸ್ತ್ರೀಯು ಸ್ತನಪಾನ ಮಾಡುವ ಮಗುವನ್ನು ಹೊಂದಿರುವ ಸಂದರ್ಭಕ್ಕಿರುವ ಆಜ್ಞೆಯಾಗಿದೆ.

234. ನಿಮ್ಮಲ್ಲಿ ಯಾರಾದರೂ ಮೃತಪಟ್ಟರೆ ಮತ್ತು ಅವರ ಪತ್ನಿಯರು ಜೀವಂತರಾಗಿದ್ದರೆ, ಅವರು (ಪತ್ನಿಯರು) ನಾಲ್ಕು ತಿಂಗಳು ಹತ್ತು ದಿನಗಳ ತನಕ ತಮ್ಮನ್ನು ತಾವೇ ತಡೆದಿರಿಸಿಕೊಳ್ಳಬೇಕು.⁸³ ಇದ್ದತ್ ಮುಗಿದ ಬಳಿಕ ಅವರು ತಮ್ಮ ವೈಯಕ್ತಿಕ ವಿಷಯದಲ್ಲಿ ನ್ಯಾಯೋಚಿತವಾದುದೇನನ್ನಾದರೂ ಮಾಡಿದರೆ (ಅರ್ಥಾತ್ ವಿವಾಹ) ಅದರ ಹೊಣೆ ನಿಮ್ಮ ಮೇಲಿಲ್ಲ. ಅಲ್ಲಾಹನು ನಿಮ್ಮೆಲ್ಲರ ಕರ್ಮಗಳನ್ನು ಅರಿಯುವವನಾಗಿರುತ್ತಾನೆ.

وَالَّذِينَ يَتَّبِعُونَكُمْ وَيَدْرُونَ أَرْوَاجًا
يَتَرَبَّصْنَ بِأَنْفُسِهِمْ أَرْبَعَةَ أَشْهُرٍ وَعَشْرًا
فَإِذَا بَلَغْنَ أَجَلَهُنَّ فَلَا جُنَاحَ عَلَيْكُمْ فِي مَا
فَعَلْنَ فِي أَنْفُسِهِنَّ بِالْمَعْرُوفِ وَاللَّهُ بِمَا
تَعْمَلُونَ خَبِيرٌ ﴿٢٣٤﴾

235. ಇದ್ದತ್‌ನ ಕಾಲಾವಧಿಯಲ್ಲಿ ಆ ವಿಧವೆಯರೊಂದಿಗೆ ವಿವಾಹದ ಇರಾದೆಯನ್ನು ನೀವು ಸಂಕೇತಗಳ ಮೂಲಕ ಪ್ರಕಟಗೊಳಿಸಿದರೂ ಮನಸ್ಸಿನೊಳಗೆ ಬಚ್ಚಿಟ್ಟರೂ ತಪ್ಪಿಲ್ಲ. ನಿಮ್ಮ ಮನದೊಳಗೆ ಅವರ ಯೋಚನೆ ಬಂದೇ ತೀರುವುದೆಂಬುದನ್ನು ಅಲ್ಲಾಹನು ಅರಿತಿರುತ್ತಾನೆ. ಆದರೆ ರಹಸ್ಯ ವಾಗ್ನಾನ ಮಾಡಬಾರದು. ಯಾವುದೇ ಪ್ರಸ್ತಾಪ ಮಾಡುವುದಾದರೆ ನ್ಯಾಯೋಚಿತ ರೀತಿಯಿಂದ ಮಾಡಿರಿ. ಇದ್ದತ್ ಪೂರ್ಣಗೊಳ್ಳುವ ತನಕ ವಿವಾಹ ಬಂಧನದ ನಿರ್ಧಾರ ಮಾಡಬೇಡಿರಿ. ಅಲ್ಲಾಹನು ನಿಮ್ಮ ಹೃದಯಗಳಲ್ಲಿರುವುದನ್ನೂ ಅರಿಯುತ್ತಾನೆಂಬುದನ್ನು ಚೆನ್ನಾಗಿ ತಿಳಿದುಕೊಳ್ಳಿರಿ. ಆದುದರಿಂದ ಆತನನ್ನು ಭಯಪಡಿರಿ. ಅಲ್ಲಾಹನು ಚಿಕ್ಕ ಪುಟ್ಟ ವಿಷಯಗಳನ್ನು ಕ್ಷಮಿಸುವವನೂ ಸಹನಶೀಲನೂ ಆಗಿರುತ್ತಾನೆಂಬುದನ್ನು ನೀವು ತಿಳಿದಿರಬೇಕು.

وَلَا جُنَاحَ عَلَيْكُمْ فِي مَا عَرَّضْتُمْ بِهِ مِنْ
خُطْبَةِ النِّسَاءِ أَوْ أَكْتُمْتُمْ فِي أَنْفُسِكُمْ عِلْمَ
اللَّهِ أَتَكْتُمُونَ سَتْرًا لَكُمْ وَلَكِنْ لَا تَأْخُذُوهُنَّ
سِرًّا إِلَّا أَنْ تَقُولُوا قَوْلًا مَعْرُوفًا وَلَا تَعْرِضُوا
عُقُودَ النِّكَاحِ حَتَّى يَبْلُغَ الْكِتَابَ أَجَلَهُ وَ
اعْلَمُوا أَنَّ اللَّهَ يَعْلَمُ مَا فِي أَنْفُسِكُمْ
فَاحْذَرُوهُ وَأَعْلَمُوا أَنَّ اللَّهَ غَفُورٌ حَلِيمٌ ﴿٢٣٥﴾

236. ನೀವು ನಿಮ್ಮ ಸ್ತ್ರೀಯರನ್ನು ಸ್ವರ್ಥಿಸುವುದಕ್ಕಿಂತ ಅಥವಾ ಅವರಿಗೆ ಮಹ್ರ್ (ವಿವಾಹ ಧನ) ನಿಶ್ಚಯಿಸುವುದಕ್ಕಿಂತ ಮುಂಚೆ ಅವರಿಗೆ ತಲಾಕ್ ಕೊಟ್ಟರೆ, ನಿಮ್ಮ ಮೇಲೆನೂ ದೋಷವಿಲ್ಲ. ಇಂತಹ ಸಂದರ್ಭದಲ್ಲಿ ಅವರಿಗೆ ಸ್ವತ್ತನ್ನೇನಾದರೂ ಕೊಡಬೇಕು. ಧನಿಕರು ತನ್ನ ಶಕ್ತ್ಯಾನುಸಾರ ಮತ್ತು ಬಡವನು ತನ್ನ ಶಕ್ತ್ಯಾನುಸಾರ ನ್ಯಾಯೋಚಿತ ರೀತಿಯಿಂದ ಕೊಡಬೇಕು. ಇದು ಸಜ್ಜನರ ಮೇಲಿರುವ ಬಾಧ್ಯತೆಯಾಗಿದೆ.

لَا جُنَاحَ عَلَيْكُمْ إِنْ طَلَقْتُمْ النِّسَاءَ مَا لَمْ
تَمْسُوهُنَّ أَوْ تَفْرِضُوا لَهُنَّ فَرِيضَةً ۚ وَمِمَّا يُوعَى
عَلَى الْمَوْسِعِ قَدَرُهُ وَعَلَى الْمُقْتِرِ قَدَرُهُ مَتَاعًا
بِالْمَعْرُوفِ ۚ حَقًّا عَلَى الْمُحْسِنِينَ ﴿٢٣٦﴾

83. ಪತಿಯೊಂದಿಗೆ 'ನೈಜ ಸಂಪರ್ಕ' ಏರ್ಪಡುವ ಮೊದಲೇ ಪತಿಯನ್ನು ಕಳೆಕೊಂಡ ಸ್ತ್ರೀಯರಿಗೂ ಮರಣದ ನಂತರದ ಈ ಇದ್ದತ್ ಅನ್ವಯಿಸುತ್ತದೆ. ಆದರೆ ಗರ್ಭಿಣಿ ಸ್ತ್ರೀ ಇದಕ್ಕೆ ಹೊರತಾಗಿದ್ದಾಳೆ. ಆಕೆಯ ಇದ್ದತ್‌ನ ಅವಧಿ ಹರಿಗೆಯ ತನಕವಾಗಿದೆ. ಹರಿಗೆ ಪತಿಯ ನಿಧನದ ತಕ್ಷಣವಾದರೂ ಅಥವಾ ಕೆಲವು ತಿಂಗಳುಗಳ ಬಳಿಕವಾದರೂ ಸರಿಯೇ. 'ತಮ್ಮನ್ನು ತಾವು ತಡೆದಿರಿಸಿಕೊಳ್ಳಬೇಕು' ಎಂದರೆ ಮರುವಿವಾಹದಿಂದ ತಡೆದಿರಿಸಿಕೊಳ್ಳಬೇಕೆಂದು ಮಾತ್ರವಲ್ಲ, ತನ್ನನ್ನು ಶೃಂಗಾರದಿಂದಲೂ ತಡೆದಿರಿಸಬೇಕೆಂಬುದೂ ಅದರಲ್ಲಿ ಸೇರಿದೆ.

237. ಅವರನ್ನು ಸ್ವರ್ಗಿಸುವುದಕ್ಕಿಂತ ಮುಂಚೆ ತಲಾಕ್ ಕೊಟ್ಟರೆ, 'ವಿವಾಹಧನ' (ಮಹ್) ನಿಶ್ಚಯಿಸಲ್ಪಟ್ಟಿದ್ದರೆ, ಅರ್ಧಾಂಶ ವಿವಾಹಧನ ಕೊಡಬೇಕು. ಸ್ತ್ರೀಯು ಮೃದು ನೀತಿಯನ್ನನುಸರಿಸಿದರೆ (ಮತ್ತು ವಿವಾಹಧನ ಬಿಟ್ಟುಕೊಟ್ಟರೆ) ಅಥವಾ ವಿವಾಹ ಸಂಬಂಧವನ್ನು ಕೈಯಲ್ಲಿರಿಸಿ ಕೊಂಡಿರುವ ಪುರುಷನು ಮೃದು ನೀತಿಯನ್ನನುಸರಿಸಿದರೆ (ಮತ್ತು ಪೂರ್ಣ ವಿವಾಹಧನ ಕೊಟ್ಟು ಬಿಟ್ಟರೆ) ಅದು ಬೇರೆ ವಿಷಯ ಮತ್ತು ನೀವು (ಅರ್ಧಾತ್ ಪತಿ) ಮೃದುನೀತಿಯನ್ನನುಸರಿಸಿದರೆ ಇದು ಧರ್ಮನಿಷ್ಠೆಯೊಂದಿಗೆ ಹೆಚ್ಚು ಅನುರೂಪವಾಗಿರುತ್ತದೆ. ಪರಸ್ಪರ ವ್ಯವಹಾರದಲ್ಲಿ ಔದಾರ್ಯವನ್ನು ಮರೆಯಬೇಡಿರಿ. ನಿಮ್ಮ ಕರ್ಮಗಳನ್ನು ಅಲ್ಲಾಹನು ವೀಕ್ಷಿಸುತ್ತಿದ್ದಾನೆ.

وَإِنْ طَلَقْتُمْوهُنَّ مِنْ قَبْلِ أَنْ تَمْسُوهُنَّ
وَقَدْ فَرَضْتُمْ لَهُنَّ فَرِيضَةً فَنَصِفُ مَا
فَرَضْتُمْ إِلَّا أَنْ يَعْفُونَ أَوْ يَعْفُوا الَّذِي
بَيْنَهُمَا عَقْدٌ الْكَافِرُ وَأَنْ تَعْفُوا
أَقْرَبُ لِلتَّقْوَى وَلَا تَسْأُوا الْفَضْلَ
بَيْنَكُمْ إِنَّ اللَّهَ بِمَا تَعْمَلُونَ بَصِيرٌ ﴿٣٧﴾

238. ನಿಮ್ಮ ನಮಾಝ್‌ಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಮುಖ್ಯವಾಗಿ ಸರ್ವಗುಣ ಸಂಪನ್ನವಾದ ನಮಾಝ್.⁸⁴ ಅತ್ಯಂತ ವಿಧೇಯ ದಾಸರು ನಿಲ್ಲುವ ಹಾಗೆ ಅಲ್ಲಾಹನ ಮುಂದೆ ನಿಲ್ಲಿರಿ.

حِفْظُوا عَلَى الصَّلَوَاتِ وَالصَّلَاةِ الْوَسْطَى
وَقُومُوا لِلَّهِ قَانِتِينَ ﴿٣٨﴾

239. ಭಯೋತ್ಪಾದಕ ಪರಿಸ್ಥಿತಿಯಲ್ಲಿ, ಪಾದಚಾರಿಗಳಾಗಿ ಅಥವಾ ಸವಾರರಾಗಿ ಸಾಧ್ಯವಿರುವ ರೀತಿಯಲ್ಲಿ ನಮಾಝ್ ನಿರ್ವಹಿಸಿರಿ. ಅಭಯವೊದಗಿದಾಗ ಹಿಂದೆ ನೀವು ತಿಳಿಯದೆ ಇದ್ದುದನ್ನು ಅಲ್ಲಾಹನು ನಿಮಗೆ ಕಲಿಸಿ ಕೊಟ್ಟಿರುವ ರೀತಿಯಲ್ಲಿ ಅವನನ್ನು ಧ್ಯಾನಿಸಿರಿ.

فَإِنْ خِفْتُمْ فِرْجَالًا أَوْ رُكْبَانًا فَإِذَا
أَمِنْتُمْ فَأَذْكُرُوا اللَّهَ كَمَا عَلَّمَكُمْ مَا لَمْ
تَكُونُوا تَعْلَمُونَ ﴿٣٩﴾

240. ನಿಮ್ಮಲ್ಲಿ ಪತ್ನಿಯರನ್ನು ಬಿಟ್ಟು ಮೃತ್ಯುವಶರಾಗುವವರು ತಮ್ಮ ಪತ್ನಿಯರಿಗೆ ಒಂದು ವರ್ಷದ ವರೆಗೆ ಜೀವನಾಂಶ ಕೊಡಬೇಕೆಂದೂ ಅವರನ್ನು ಗೃಹಬಾಹಿರರನ್ನಾಗಿ ಮಾಡಬಾರದೆಂದೂ ಉಯಿಲು ಅಥವಾ ಮೃತ್ಯುಪತ್ರ ಮಾಡಬೇಕು. ಆ ಬಳಿಕ ಅವರು ತಾವೇ ಹೊರಟು ಹೋದರೆ ಅವರು ತಮ್ಮ ವಿಷಯದಲ್ಲಿ ನ್ಯಾಯೋಚಿತವಾಗಿ ಏನು ಮಾಡಿದರೂ ಅದರ ಹೊಣೆ ನಿಮ್ಮ ಮೇಲಿಲ್ಲ. ಅಲ್ಲಾಹನು ಎಲ್ಲರ ಮೇಲೂ ಪ್ರಬಲಾಧಿಕಾರವುಳ್ಳವನೂ ವಿವೇಕಜ್ಞಾನಿಯೂ ಆಗಿರುತ್ತಾನೆ.

وَالَّذِينَ يَتَوَقَّوْنَ مِنْكُمْ وَيَذَرُونَ
أَزْوَاجًا وَأَصْبِيَةً لَا ذَوَّاجِهِمْ مَتَاعًا إِلَى
الْحَوْلِ غَيْرِ إِخْرَاجٍ فَإِنْ خَرَجْنَ فَلَا
جُنَاحَ عَلَيْكُمْ فِي مَا فَعَلْنَ فِي أَنْفُسِهِنَّ
مِنْ مَعْرُوفٍ وَاللَّهُ عَزِيزٌ حَكِيمٌ ﴿٤٠﴾

84. ಮೂಲದಲ್ಲಿ 'ಸಲಾತುಲ್ ಉಸ್ತಾ' ಎಂಬ ಪದ ಪ್ರಯೋಗವಾಗಿದೆ. 'ಉಸ್ತಾ' ಎಂದರೆ ಮಧ್ಯಮ ಎಂದಾಗಿದೆ. ಉನ್ನತ ಮತ್ತು ಶ್ರೇಷ್ಠ ಎಂಬರ್ಥವೂ ಅದಕ್ಕಿದೆ. 'ಸಲಾತುಲ್ ಉಸ್ತಾ' ಎಂದರೆ ನಡುವಿನ ನಮಾಝ್ ಎಂದೂ ಆಗಬಹುದು ಅಥವಾ ಸಮಯಪಾಲನೆ ಮತ್ತು ಸಂಪೂರ್ಣ ಕಟ್ಟುನಿಟ್ಟಿನೊಂದಿಗೆ ಏಕಾಗ್ರತೆಯಿಂದ ಮಾಡುವ ಸರ್ವ ಗುಣಸಂಪನ್ನವಾದ ನಮಾಝ್ ಕೂಡ ಆಗಬಹುದು. ನಡುವಿನ ನಮಾಝ್ ಎಂದು ಅರ್ಥೈಸಿರುವ ವ್ಯಾಖ್ಯಾನಕಾರರು ಇದನ್ನು 'ಅಸರ್' ನಮಾಝ್ ಎನ್ನುತ್ತಾರೆ.

241. ಇದೇ ರೀತಿಯಲ್ಲಿ ತಲಾಕ್ ಕೊಡಲ್ಪಟ್ಟ ಸ್ತ್ರೀಯರಿಗೆ ನ್ಯಾಯೋಚಿತವಾಗಿ ಸ್ವತ್ತನ್ನೇನಾದರೂ ಕೊಟ್ಟು ಬಿಡಬೇಕು. ಇದು ಧರ್ಮನಿಷ್ಠರುಗಳ ಮೇಲಿನ ಬಾಧ್ಯತೆಯಾಗಿರುತ್ತದೆ.

وَالْمُطَلَّاتِ مَتَاعًا بِالْمَعْرُوفِ حَقًّا
عَلَى الْمُتَّقِينَ ﴿٧٤﴾

242. ಹೀಗೆ ಅಲ್ಲಾಹನು ತನ್ನ ಆದೇಶಗಳನ್ನು ಸುಸ್ಪಷ್ಟವಾಗಿ ವಿವರಿಸಿ ಹೇಳುತ್ತಾನೆ. ನೀವು ವಿಚಾರವಂತರಾಗುವರೆಂದು ನಿರೀಕ್ಷಿಸಲಾಗಿದೆ.

كَذَلِكَ يُبَيِّنُ اللَّهُ لَكُمْ آيَاتِهِ
لَعَلَّكُمْ تَعْقِلُونَ ﴿٧٥﴾

243. ಮೃತ್ಯುವಿಗೆ ಹೆದರಿ ತಮ್ಮ ಮನೆಮಾರುಗಳನ್ನು ಬಿಟ್ಟು ಹೋದ ಸಾವಿರಾರು ಮಂದಿಯ ಬಗ್ಗೆ ನೀವು ವಿವೇಚಿಸಿದಿರಾ? ಅಲ್ಲಾಹನು ಅವರೊಡನೆ, 'ಸತ್ತು ಹೋಗಿರಿ' ಎಂದನು. ಅನಂತರ ಅವನು ಅವರಿಗೆ ಜೀವದಾನ ಮಾಡಿದನು.⁸⁵ ವಾಸ್ತವದಲ್ಲಿ ಅಲ್ಲಾಹನು ಮಾನವರ ಮೇಲೆ ಮಹಾ ಕೃಪೆ ತೋರುವವನಾಗಿರುತ್ತಾನೆ. ಆದರೆ, ಅನೇಕರು ಕೃತಜ್ಞತೆ ಸಲ್ಲಿಸುವುದಿಲ್ಲ.

أَلَمْ تَرَ إِلَى الَّذِينَ خَرَجُوا مِنْ دِيَارِهِمْ
وَهُمْ أُولُو حَسْرَتٍ فَأَنذَرْنَا لَهُمْ
اللَّهُ مَوْتَهُمْ ثُمَّ أَحْيَاهُمْ إِنَّ اللَّهَ لَذُو
فَضْلٍ عَلَى النَّاسِ وَلَكِنَّ أَكْثَرَ
النَّاسِ لَا يَشْكُرُونَ ﴿٧٦﴾

244. ಮುಸ್ಲಿಮರೇ, ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ. ಅಲ್ಲಾಹನು ಸರ್ವವನ್ನೂ ಆಲಿಸುವವನೂ ಅರಿತಿರುವವನೂ ಆಗಿರುತ್ತಾನೆಂಬುದನ್ನು ಚೆನ್ನಾಗಿ ತಿಳಿದು ಕೊಳ್ಳಿರಿ.

وَكَاتِلُوا فِي سَبِيلِ اللَّهِ وَاعْلَمُوا أَنَّ اللَّهَ
سَمِيعٌ عَلِيمٌ ﴿٧٧﴾

245. ಅಲ್ಲಾಹನಿಗೆ ಉತ್ತಮ ಸಾಲವನ್ನು⁸⁶ ನೀಡುವವರು ನಿಮ್ಮಲ್ಲಿ ಯಾರಿದ್ದಾರೆ? ಹಾಗಾದರೆ ಅವನು ಅದನ್ನು ಅನೇಕಾನೇಕಪಟ್ಟು ವರ್ಧಿಸಿ ನಿಮಗೆ ಮರಳಿಸುವನು. ಕ್ಷಯಗೊಳಿಸುವುದೂ ವರ್ಧಿಸುವುದೂ ಅಲ್ಲಾಹನ ಅಧಿಕಾರದಲ್ಲಿದೆ. ನಿಮಗೆಲ್ಲ ಆತನೆಡೆಗೇ ಮರಳಲಿಕ್ಕಿದೆ.

مَنْ ذَا الَّذِي يُقرضُ اللَّهَ قَرْضًا حَسَنًا
فَيضِعْفَهُ لَهُ أَضْعَافًا كَثِيرَةً وَاللَّهُ
يَقْبِضُ وَيَبْضُطُ وَإِلَيْهِ تُرْجَعُونَ ﴿٧٨﴾

246. 'ಮೂಸಾರ ಅನಂತರ ಬನೀಇಸ್ರಾಕೀಲರ ಸರದಾರರ ಮೇಲೆ ಸಂಭವಿಸಿದುದರ ಬಗ್ಗೆ ನೀವು ವಿವೇಚಿಸಿದಿರಾ? ಅವರು ತಮ್ಮ ಪ್ರವಾದಿಯೊಡನೆ ನಾವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಲಿಕ್ಕಾಗಿ ನಮಗೊಬ್ಬ ಅರಸನನ್ನು ನಿಯೋಗಿಸಿರಿ' ಎಂದರು. ಪ್ರವಾದಿ, "ನಿಮಗೆ ಯುದ್ಧ ಮಾಡಲು ಅಪ್ಪಣೆ ಕೊಟ್ಟಾಗ ನೀವು

أَلَمْ تَرَ إِلَى الْمَلَإِ مِنْ بَنِي إِسْرَائِيلَ مِنْ
بَعْدِ مُوسَى إِذْ قَالُوا لِلْبَنِيِّ لَهُمْ ائْتِ لَنَا
مَلِكًا نُفَاتِلْ فِي سَبِيلِ اللَّهِ قَالَ هَلْ
عَسَيْتُمْ إِنْ كُتِبَ عَلَيْكُمُ الْقِتَالُ أَلَّا

85. ಈ ಸೂಚನೆ ಬನೀಇಸ್ರಾಕೀಲರ ನಿರ್ಗಮನದ ಕಡೆಗಿದೆ. ಅಲ್ ಮೂಾದಃ ಅಧ್ಯಾಯದ ನಾಲ್ಕನೆಯ ರುಕೂಆನಲ್ಲಿ ಅಲ್ಲಾಹನು ಇದನ್ನು ಸವಿಸ್ತಾರವಾಗಿ ವಿವರಿಸಿದ್ದಾನೆ.

86. 'ಉತ್ತಮ ಸಾಲ'ವೆಂದರೆ ಸದ್ಭಾವನೆಯೊಂದಿಗೆ ನಿಸ್ಕಾರ್ಥದಿಂದ ಅಲ್ಲಾಹನ ಮಾರ್ಗದಲ್ಲಿ ಸಂಪತ್ತನ್ನು ವೆಚ್ಚಮಾಡುವುದಾಗಿದೆ. ಅದನ್ನು ಅಲ್ಲಾಹನು ತನ್ನ ಪಾಲಿನ ಸಾಲವೆಂದು ಬಗೆಯುತ್ತಾನೆ. ಅದರ ಅಸಲನ್ನು ಮಾತ್ರವಲ್ಲ ಅದಕ್ಕಿಂತ ಎಷ್ಟೋ ಪಟ್ಟು ಅಧಿಕ ಹಿಂದಿರುಗಿಸುವ ಬಗ್ಗೆ ಅಲ್ಲಾಹನು ವಾಗ್ದಾನ ಮಾಡುತ್ತಾನೆ.

ಯುದ್ಧ ಮಾಡದಿರಲಾರಿರವೆ?" ಎಂದು ಕೇಳಿದರು. ಅವರು, "ನಾವು ನಮ್ಮ ಸ್ವಂತ ಮನೆಗಳಿಂದ ಹೊರಕ್ಕೆ ಲುಟ್ಟಿರುವಾಗ ಮತ್ತು ನಮ್ಮ ವಕ್ಕಳು ವರಿಗಳು ನಮ್ಮಿಂದ ಬೇರ್ಪಡಿಸಲ್ಪಟ್ಟಿರುವಾಗ ನಾವು ಅಲ್ಲಾಹನ ಮಾರ್ಗದಲ್ಲಿ ಹೋರಾಟ ನಡೆಸದಿರುವುದಾದರೂ ಹೇಗೆ?" ಎನ್ನುತ್ತೊಡಗಿದರು. ಆದರೆ, ಅವರಿಗೆ ಯುದ್ಧ ಮಾಡಲು ಆಜ್ಞೆ ಕೊಟ್ಟಾಗ ಕೆಲವೇ ಮಂದಿಯನ್ನುಳಿದು ಮಿಕ್ಕವರೆಲ್ಲರೂ ಬೆನ್ನು ತೋರಿಸಿದರು. ಅಲ್ಲಾಹನು ಅವರ ಪೈಕಿ ಪ್ರತಿಯೊಬ್ಬ ಅಕ್ರಮಿಯನ್ನೂ ಚೆನ್ನಾಗಿ ಬಲ್ಲವನಾಗಿರುತ್ತಾನೆ.

247. ಅಲ್ಲಾಹನು 'ತಾಲೂತ'ರನ್ನು ನಿಮ್ಮ ಅರಸನನ್ನಾಗಿ ನೇಮಿಸಿರುತ್ತಾನೆಂದು ಅವರ ಪ್ರವಾದಿ ಅವರೊಡನೆ ಹೇಳಿದರು. ಇದನ್ನು ಕೇಳಿದಾಗ ಅವರು, "ಅವನು ನಮ್ಮ ಅರಸನಾಗಲು ಹಕ್ಕುದಾರನಾದುದು ಹೇಗೆ? ಅರಸುತನದ ಅರ್ಹತೆಯನ್ನು ಅವನಿಗಿಂತ ಹೆಚ್ಚು ನಾವು ಹೊಂದಿರುತ್ತೇವೆ. ಅವನೊಬ್ಬ ದೊಡ್ಡ ಶ್ರೀಮಂತನೂ ಅಲ್ಲ" ಎಂದರು. ಆಗ ಪ್ರವಾದಿ, "ಅಲ್ಲಾಹನು ನಿಮಗೆ ಬದಲಾಗಿ ಅವನನ್ನು ಆಯ್ಕೆ ಮಾಡಿರುತ್ತಾನೆ ಮತ್ತು ಅವನಿಗೆ ಬೌದ್ಧಿಕ ಹಾಗೂ ಶಾರೀರಿಕ ಶಕ್ತಿ ಸಾಮರ್ಥ್ಯಗಳನ್ನು ಅತ್ಯಧಿಕವಾಗಿ ನೀಡಿರುತ್ತಾನೆ. ತನ್ನ ಸಾಮ್ರಾಜ್ಯದ ಅಧಿಕಾರವನ್ನು ತನಗಿಷ್ಟ ಬಂದವರಿಗೆ ಕೊಡುವ ಅಧಿಕಾರ ಅಲ್ಲಾಹನಿಗಿದೆ. ಅಲ್ಲಾಹನು ಅತಿ ವಿಶಾಲನೂ ಸರ್ವಜ್ಞನೂ ಆಗಿರುತ್ತಾನೆ" ಎಂದು ತ್ತರಿಸಿದರು.

248. ಇದರೊಂದಿಗೆ ಅವರ ಪ್ರವಾದಿಯು ಅವರೊಡನೆ "ಅವನು (ತಾಲೂತ) ದೇವವತಿಯಿಂದ ರಾಜನಾಗಿ ನೇಮಕ ಹೊಂದಿರುವನೆಂಬ ಬಗ್ಗೆ ಸಂಕೇತವಾಗಿ, ಅವನ ಕಾಲದಲ್ಲಿ, ನಿಮ್ಮ ಪಾಲಕ ಪ್ರಭುವಿನ ಕಡೆಯಿಂದ, ನಿಮಗೆ ಮನಶ್ಯಾಂತಿಯನ್ನು ನೀಡುವ ಸಾಧನವಾಗಿರುವ ಆ ಪೆಟ್ಟಿಗೆಯು ನಿಮಗೆ ಮರಳಿ ಸಿಗುವುದು. ಅದರಲ್ಲಿ ಮೂಸಾರ ಸಂತತಿ ಮತ್ತು ಹಾರೂನರ ಸಂತತಿಯವರು ಬಿಟ್ಟು ಹೋಗಿದ್ದ ಮಂಗಲ ವಸ್ತುಗಳಿವೆ. ಅದನ್ನೇ ದೇವಚರರು ಹೊತ್ತುಕೊಂಡಿದ್ದಾರೆ. ನೀವು ಸತ್ಯವಿಶ್ವಾಸಿಗಳಾಗಿರುವಿರಾದರೆ ಇದು ನಿಮಗೆ ಬಹು ದೊಡ್ಡ ದೃಷ್ಟಾಂತ" ಎಂದೂ ಹೇಳಿದರು.

249. ತಾಲೂತನು ಸೇನೆಗಳನ್ನು ನಡೆಸಿಕೊಂಡು ಹೊರಟಾಗ ಹೀಗೆಂದನು:

فَقَاتِلُوا طٰغُوٓتًا وَّمَا لَنَا اِلَّا نُقَاتِلَ فِي سَبِيْلِ اللّٰهِ وَقَدْ اٰخْرَجْنَا مِنْ دِيَارِنَا وَاٰبَائِنَا فَاَقْلَمْنَا كِتٰبَ عَلَيْهِمُ الْقِتَالُ تَوَلَّوْا اِلَّا قَلِيْلًا مِّنْهُمْ ۗ وَاللّٰهُ عَلِيْمٌ بِالظّٰلِمِيْنَ ﴿٢٤٧﴾

وَقَالَ لَهُمْ نَبِيُّهُمْ اِنَّ اللّٰهَ قَدْ بَعَثَ لَكُمْ طٰغُوٓتَ مَلِكًا قَالُوْٓا اَنۡتَ اِيۡتٰنَا بِهٖ الْمَلِكِ عَلَيْنَا وَنَحْنُ اَحَقُّ بِالْمَلِكِ مِنْهُ وَاَلَمْ يُؤْتِ سَعَةَ مِنَ الْمَالِ ط قَالَ اِنَّ اللّٰهَ اصْطَفٰهُ عَلَيۡكُمْ وَاَزَادَہٗ سُلۡطٰنًا فِی الْعِلۡمِ وَاَلۡجِسۡمِ ۗ وَاللّٰهُ يُؤْتِی مَلٰٓئِكُہٗ مَنۡ یَّشَآءُ ۗ وَاللّٰهُ وَاَسِعُ عَلِيْمٌ ﴿٢٤٨﴾

وَقَالَ لَهُمْ نَبِيُّهُمْ اِنَّ اٰیةَ مَلٰٓئِكِہٖ اَنْ یَّاتِیۡہُمُ التَّابُوتُ فِیۡہِ سٰكِنٰتٌ مِّنۡ سِرِّبۡکُمۡ وَبَقِیَّةٌ مِّمَّا تَرَکَ الْاُلُھُرُوۡنَ تَحۡمِلُہُ الْمَلٰٓئِكَةُ ۗ اِنَّ فِی ذٰلِکَ لَآیٰةً لِّکُمۡ اِنْ کُنۡتُمْ مُّؤْمِنِیۡنَ ﴿٢٤٩﴾

فَاَمَّا فَصَل طٰغُوٓتٌۢ بِالۡجُبُوۡدِ قَالَ اِنَّ اللّٰهَ

"ಒಂದು ನದಿಯ ಮೂಲಕ ಅಲ್ಲಾಹನಿಂದ ನಿಮ್ಮ ಪರೀಕ್ಷೆ ನಡೆಯಲಿದೆ. ಅದರ ನೀರು ಕುಡಿದವನು ನನ್ನ ಸಂಗಡಿಗನಲ್ಲ. ಅದರಿಂದ ತನ್ನ ದಾಹವನ್ನು ನೀಗಿಸಿಕೊಳ್ಳದಿರುವಾತನು ಮಾತ್ರ ನನ್ನ ಸಂಗಾತಿ. ಒಂದು ವೇಳೆ ಒಂದು ಬೆಂಗಳೂರು ಕುಡಿದರೆ ಚಿಂತಿಲ್ಲ." ಆದರೆ ಅವರಲ್ಲಿ ಕೆಲವೇ ಮಂದಿಯ ಹೊರತು ಎಲ್ಲರೂ ನದಿಯಿಂದ ಚೆನ್ನಾಗಿ ನೀರು ಕುಡಿದುಬಿಟ್ಟರು. ಹೀಗೆ ತಾಲೂತ್ ಮತ್ತು ಅವನ ಮುಸ್ಲಿಮ್ ಸಂಗಡಿಗರು ನದಿಯನ್ನು ದಾಟಿ ಮುಂದುವರಿದಾಗ ಅವರು ತಾಲೂತನೊಡನೆ, ಇಂದು ನಮ್ಮಲ್ಲಿ ಜಾಲೂತ್ ಮತ್ತು ಅವನ ಸೇನೆಗಳೊಂದಿಗೆ ಹೋರಾಡಲು ಶಕ್ತಿಯಿಲ್ಲವೆಂದು ಹೇಳಿಬಿಟ್ಟರು.⁸⁷ ಆದರೆ ತಮಗೆ ಒಂದು ದಿನ ಅಲ್ಲಾಹನನ್ನು ಸಂಧಿಸಲಿಕ್ಕಿದೆಯೆಂಬುದನ್ನು ಅರಿತಿದ್ದವರು, "ಅಲ್ಲಾಹನ ವತಿಯಿಂದ ಅದೆಷ್ಟೋ ಸಲ ಒಂದು ಚಿಕ್ಕ ಸಮೂಹವು ಅತಿ ದೊಡ್ಡ ಸಮೂಹದ ಮೇಲೆ ವಿಜಯ ಪಡೆದಿದೆ. ಅಲ್ಲಾಹನು ಸಹನಶೀಲರೊಂದಿದ್ದಾನೆ" ಎಂದು ಹೇಳಿದರು.

250. ಅವರು 'ಜಾಲೂತ್' ಮತ್ತು ಅವನ ಸೇನೆಗಳನ್ನೆದುರಿಸಲು ಹೊರಟಾಗ ಹೀಗೆ ಪ್ರಾರ್ಥಿಸಿದರು, "ಓ ನಮ್ಮ ಪ್ರಭೂ, ನಮಗೆ ಸಹನೆಯನ್ನು ಪ್ರದಾನ ಮಾಡು. ನಮ್ಮ ಹೆಜ್ಜೆಗಳನ್ನು ಅಚಲಗೊಳಿಸು. ಸತ್ಯನಿಷ್ಠೆ ತಂಡದ ಎದುರು ನಮಗೆ ವಿಜಯ ನೀಡು."

251. ಕೊನೆಗೆ ಅಲ್ಲಾಹನ ಅನುಮತಿಯಿಂದ ಅವರು ಸತ್ಯನಿಷ್ಠೆಧರರನ್ನು ಹೊಡೆದಟ್ಟಿದರು ಮತ್ತು ದಾವೂದರು ಜಾಲೂತನನ್ನು ವಧಿಸಿದರು. ಅಲ್ಲಾಹನು ಅವರಿಗೆ ಸಾಮ್ರಾಜ್ಯವನ್ನೂ ಯುಕ್ತಿಯನ್ನೂ ಅವನು ಬಯಸಿದ ಎಲ್ಲಾ ವಿಷಯಗಳ ಜ್ಞಾನವನ್ನೂ ನೀಡಿದನು. -ಹೀಗೆ ಅಲ್ಲಾಹನು ಮಾನವರ ಒಂದು ಕೂಟವನ್ನು ಇನ್ನೊಂದು ಕೂಟದ ಮೂಲಕ ಸರಿಸಿ ಬಿಡದಿರುತ್ತಿದ್ದರೆ ಭೂಮಿಯ ವ್ಯವಸ್ಥೆಯು ಕೆಟ್ಟು ಹೋಗುತ್ತಿತ್ತು. ಆದರೆ ಲೋಕದ ಜನರ ಮೇಲೆ ಅಲ್ಲಾಹನ ಮಹಾ ಕೃಪೆಯಿದೆ. (ಅವನು ಈ ರೀತಿಯಲ್ಲಿ ಕ್ಷೋಭೆಯನ್ನು ನಿವಾರಿಸುವ ವ್ಯವಸ್ಥೆ ಮಾಡುತ್ತಲೇ ಇರುತ್ತಾನೆ.)

252. ಇವು ಅಲ್ಲಾಹನ ವಚನಗಳಾಗಿದ್ದು ಇವುಗಳನ್ನು ಇದ್ದಕ್ಕಿದ್ದಂತೆ

مُبْتَلِيكُمْ بَنَهْرٍ فَسَمِنَ شَرَابٍ مِنْهُ فَكَيْسَ
مِثِّي وَمَنْ لَمْ يَطْعَمْهُ فَإِنَّهُ مِنِّي إِلَّا مَنِ
اعْتَرَفَ عُرْفَةً بِيَدِي فَشَرِبُوا مِنْهُ إِلَّا
قَلِيلًا مِّنْهُمْ فَكَلَّمْنَا جَاوِزَهُ هُوَ وَالَّذِينَ آمَنُوا
مَعَهُ قَالُوا لَاطَاقَةَ لَنَا الْيَوْمَ بِجَالُوتَ وَ
جُنُودِهِ قَالَ الَّذِينَ يَظُنُّونَ أَنَّهُمْ مُلْكُوا
اللَّهِ كَمِثْلٍ مِّنْ فِتْنَةِ قَلِيلَةٍ غَلَبَتْ فِتْنَةُ
كَثِيرَةٍ يَأْذِنُ اللَّهُ وَاللَّهُ مَعَ الصَّابِرِينَ ﴿٤٨﴾

وَكَلَّمْنَا بَرِيذًا وَجَالُوتَ وَجُنُودَهُ قَالُوا رَبَّنَا
أَفْرِغْ عَلَيْنَا صَبْرًا وَثَبِّتْ أَقْدَامَنَا وَ
انصُرْنَا عَلَى الْقَوْمِ الْكَافِرِينَ ﴿٥٠﴾

فَهَزَمُوهُمْ بِأَذْنِ اللَّهِ وَقَتَلَ دَاوُدُ جَالُوتَ
وَأَتَاهُ اللَّهُ الْمُلْكَ وَالْحِكْمَةَ وَعَلَّمَهُ مِمَّا
يَشَاءُ وَكَوَلَّا دَاوُدَ اللَّهُ التَّاسِ بَعْضُهُمْ
بِبَعْضٍ لَّفَسَدَتِ الْأَرْضُ وَلَكِنَّ اللَّهَ
ذُو فَضْلٍ عَلَى الْعَالَمِينَ ﴿٥١﴾

تِلْكَ آيَاتُ اللَّهِ تَنْزِلُهَا عَلَيْكَ بِالْحَقِّ

87. ಪ್ರಾಯಶಃ ನದಿಯ ನೀರನ್ನು ಕುಡಿಯುವ ಮೂಲಕ ತಮ್ಮ ತಾಳ್ಮೆಯನ್ನು ಕಳೆಕೊಂಡವರೇ ಈ ಮಾತನ್ನೂ ಹೇಳಿರಬೇಕು.

ನಾವು ನಿಮಗೆ ಕೇಳಿಸುತ್ತಿದ್ದೇವೆ ಮತ್ತು ನಿಶ್ಚಯವಾಗಿಯೂ ನೀವು ಸಂದೇಶವಾಹಕರಾಗಿ ಕಳುಹಿಸಲ್ಪಟ್ಟವರಲ್ಲಾಗಿರುತ್ತೀರಿ.

وَإِنَّكَ لَمِنَ الْمُرْسَلِينَ ﴿٢٥٣﴾

253. *(ನಮ್ಮ ವತಿಯಿಂದ ಮಾನವರ ಸನ್ಮಾರ್ಗದರ್ಶನಕ್ಕಾಗಿ ನಿಯುಕ್ತರಾದ) ಸಂದೇಶವಾಹಕರವರು. ನಾವು ಅವರಲ್ಲಿ ಒಬ್ಬರಿಂದೊಬ್ಬರಿಗೆ ಉನ್ನತೋನ್ನತ ಸ್ಥಾನಗಳನ್ನು ನೀಡಿದ್ದೇವೆ. ಅಲ್ಲಾಹನು ಸ್ವತಃ ಸಂಭಾಷಣೆ ನಡೆಸಿದವರು ಅವರಲ್ಲಿದ್ದಾರೆ. ಇನ್ನು ಕೆಲವರಿಗೆ ಆತನು ಇತರ ನೆಲೆಗಳಲ್ಲಿ ಉನ್ನತ ಸ್ಥಾನಗಳನ್ನು ನೀಡಿದನು. ಕೊನೆಗೆ ಮರ್ಯಮರ ಪುತ್ರ 'ಈಸಾ'ರಿಗೆ ಸುವ್ಯಕ್ತ ದೃಷ್ಟಾಂತಗಳನ್ನು ನೀಡಿ, ಪವಿತ್ರ ಆತ್ಮದಿಂದ ಅವರಿಗೆ ಸಹಾಯ ಮಾಡಿದನು. ಅಲ್ಲಾಹನು ಇಚ್ಛಿಸುತ್ತಿದ್ದರೆ ಈ ಸಂದೇಶವಾಹಕರ ಅನಂತರ ಸುವ್ಯಕ್ತ ದೃಷ್ಟಾಂತಗಳನ್ನು ಕಂಡವರು ಪರಸ್ಪರ ಕಾದಾಡಲು ಸಾಧ್ಯವಿರಲಿಲ್ಲ. ಆದರೆ (ಅವರನ್ನು ಭಿನ್ನಾಭಿಪ್ರಾಯಗಳಿಂದ ಬಲಾತ್ಕಾರವಾಗಿ ತಡೆಯುವುದು ಅಲ್ಲಾಹನ ನಿಯಮವಾಗಿರಲಿಲ್ಲವಾದುದರಿಂದ) ಅವರು ಪರಸ್ಪರ ಭಿನ್ನಾಭಿಪ್ರಾಯ ತಾಳಿದರು. ಅನಂತರ ಕೆಲವರು ವಿಶ್ವಾಸವಿರಿಸಿದರು, ಇನ್ನು ಕೆಲವರು ನಿರಾಕರಣೆಯ ಮಾರ್ಗವನ್ನನುಸರಿಸಿದರು. ಅಲ್ಲಾಹನು ಇಚ್ಛಿಸುತ್ತಿದ್ದರೆ ಅವರು ಪರಸ್ಪರ ಹೊಡೆದಾಡುತ್ತಿರಲಿಲ್ಲ. ಆದರೆ ಅಲ್ಲಾಹನು ತಾನಿಚ್ಛಿಸಿದುದನ್ನೇ ಮಾಡುತ್ತಾನೆ.

تِلْكَ الرُّسُلُ فَضَّلْنَا بَعْضَهُمْ عَلَى بَعْضٍ ۗ مِنْهُمْ مَنْ كَلَّمَ اللَّهُ وَرَفَعَ بَعْضَهُمْ دَرَجَاتٍ ۗ وَآتَيْنَا عِيسَى ابْنَ مَرْيَمَ الْبَيِّنَاتِ وَأَيَّدْنَاهُ بِرُوحِ الْقُدُسِ ۗ وَلَوْ شَاءَ اللَّهُ مَا أَفْتَنَّا الَّذِينَ مِنْ بَعْدِهِمْ ۗ مَنْ بَعْدَ مَا جَاءَهُمُ الْبَيِّنَاتُ ۗ وَلَكِنْ اِخْتَلَفُوا فِيمَهُمْ ۗ مَنْ آمَنَ وَمِنْهُمْ مَنْ كَفَرَ ۗ وَلَوْ شَاءَ اللَّهُ مَا أَفْتَنَّا لَهُمْ وَلَكِنَّ اللَّهَ يُفَعِّلُ مَا يُرِيدُ ﴿٢٥٣﴾

254. ಸತ್ಯವಿಶ್ವಾಸಿಗಳೇ, ವ್ಯಾಪಾರ ವಿನಿಮಯಗಳು ನಡೆಯದ, ಗೆಲೆತನಗಳೂ ಶಿಫಾರಸುಗಳೂ ಫಲಕಾರಿಯಾಗದ ಆ ದಿನ ಬರುವುದಕ್ಕಿಂತ ಮೊದಲೇ ನಾವು ನಿಮಗೊದಗಿಸಿರುವ ಸೊತ್ತು ವಿತ್ತಗಳಿಂದ ಖರ್ಚು ಮಾಡಿರಿ. ನಿರಾಕರಣೆಯ ನೀತಿಯನ್ನು ಹೊಂದಿದವರೇ ಅಕ್ರಮಿಗಳು.

يَا أَيُّهَا الَّذِينَ آمَنُوا أَنْفِقُوا مِمَّا رَزَقْنَاكُمْ مِنْ قَبْلِ أَنْ يَأْتِيَ يَوْمٌ لَا بَيْعَ فِيهِ وَلَا خَلَّةٌ وَلَا شَفَاعَةَ ۗ وَالْكَافِرُونَ هُمُ الظَّالِمُونَ ﴿٢٥٤﴾

255. ಅಲ್ಲಾಹನು ಚಿರಂತನು, ಸ್ವಯಂಜೀವಂತನು. ಅಖಿಲ ಪ್ರಪಂಚದ ನಿಯಂತ್ರಕನಾದ ಆತನ ಹೊರತು ಆರಾಧ್ಯನಾರೂ ಇಲ್ಲ. ಅವನಿಗೆ ತೊಕಡಿಕೆಯಾಗಲೀ ನಿದ್ರೆಯಾಗಲೀ ಬಾಧಿಸುವುದಿಲ್ಲ. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಇರುವುದೆಲ್ಲವೂ ಆತನದೇ. ಆತನ ಸನ್ನಿಧಿಯಲ್ಲಿ ಆತನ ಅಪ್ಪಣೆಯಿಲ್ಲದೆ ಶಿಫಾರಸು ಮಾಡತಕ್ಕವನಾರಿದ್ವಾನೆ? ದಾಸರ ಮುಂದಿರುವುದನ್ನೂ ಆತನು ಬಲ್ಲನು. ಅವರಿಂದ ಮರೆಯಾಗಿರುವುದನ್ನೂ ಆತನು ಬಲ್ಲನು.

اللَّهُ لَا إِلَهَ إِلَّا هُوَ الْحَيُّ الْقَيُّومُ ۚ لَا تَأْخُذُهُ سِنَّةٌ وَلَا نَوْمٌ ۗ لَهُ مَا فِي السَّمَاوَاتِ وَمَا فِي الْأَرْضِ ۗ مَنْ ذَا الَّذِي يَشْفَعُ عِنْدَهُ إِلَّا بِإِذْنِهِ ۗ يَعْلَمُ مَا بَيْنَ أَيْدِيهِمْ وَمَا خَلْفَهُمْ ۗ وَلَا يُحِيطُونَ بِشَيْءٍ مِنْ عِلْمِهِ إِلَّا

*ಇಲ್ಲಿಂದ 3ನೆಯ ಕಾಂಡ ಆರಂಭ.

ಆತನು ಸ್ವತಃ ತಿಳಿಯಗೊಡಿಸುವ ಹೊರತು ಆತನ ಜ್ಞಾನ ಭಂಡಾರದಿಂದ ಯಾವ ವಿಷಯವನ್ನೂ ಅವರು ತಿಳಿಯಲಾರರು. ಅವನ ಅಧಿಕಾರವು⁸⁸ ಆಕಾಶಗಳನ್ನೂ ಭೂಮಿಯನ್ನೂ ವ್ಯಾಪಿಸಿದೆ. ಅವುಗಳ ಸಂರಕ್ಷಣೆಯು ಆತನಿಗೆ ದೇವನು ಕಾರ್ಯವಲ್ಲ. ಅವನು ಏಕೈಕ ಮಹೋನ್ನತನೂ ಸರ್ವ ಶ್ರೇಷ್ಠನೂ ಆಗಿರುತ್ತಾನೆ.

بِمَا شَاءَ وَسِعَ كُرْسِيُّهُ السَّمَاوَاتِ وَالْأَرْضَ
وَلَا يَئُودُهُ حِفْظُهُمَا وَهُوَ الْعَلِيُّ الْعَظِيمُ ﴿٢٥٠﴾

256. ಧರ್ಮದ ವಿಷಯದಲ್ಲಿ ಯಾವುದೇ ಒತ್ತಾಯ ಬಲಾತ್ಕಾರಗಳಿಲ್ಲ.⁸⁹ ಸನ್ಮಾರ್ಗವು ದುರ್ಮಾರ್ಗದಿಂದ ಬೇರ್ಪಡಿಸಲ್ಪಟ್ಟಿದೆ. ಇನ್ನು 'ತಾಗೂತ್'(ಅತಿಕ್ರಮ)⁹⁰ನ್ನು ನಿರಾಕರಿಸಿ ಅಲ್ಲಾಹನಲ್ಲಿ ವಿಶ್ವಾಸವಿಟ್ಟಾತನು ಎಂದೆಂದಿಗೂ ಮುರಿಯದಂತಹ ಬಲವಾದ ಆಧಾರವನ್ನು ನೆಚ್ಚಿಕೊಂಡನು. (ಅವನು ಆಶ್ರಯ ಪಡೆದ) ಅಲ್ಲಾಹನು ಸರ್ವಶ್ರುತನೂ ಸರ್ವಜ್ಞನೂ ಆಗಿರುತ್ತಾನೆ.

لَا إِكْرَاهَ فِي الدِّينِ قَدْ تَبَيَّنَ الرُّشْدُ مِنَ
الْغَىِّ فَمَنْ يَكْفُرْ بِالطَّاغُوتِ وَيُؤْمِنْ بِاللَّهِ
فَقَدْ اسْتَمْسَكَ بِالْعُرْوَةِ الْوُثْقَىٰ لَا انْفِصَامَ
لَهَا وَاللَّهُ سَمِيعٌ عَلِيمٌ ﴿٢٥١﴾

257. ಅಲ್ಲಾಹನು ವಿಶ್ವಾಸಿಗಳ ರಕ್ಷಕ ಮಿತ್ರನಾಗಿರುತ್ತಾನೆ ಮತ್ತು ಅವನು ಇವರನ್ನು ಅಂಧಕಾರದಿಂದ ಹೊರತೆಗೆದು ಪ್ರಕಾಶಕ್ಕೆ ತರುತ್ತಾನೆ ಮತ್ತು ನಿರಾಕರಣೆ ಮಾರ್ಗವನ್ನನುಸರಿಸುವವರ ರಕ್ಷಕ ಮಿತ್ರರು ಅತಿಕ್ರಮ⁹¹ಗಳಾಗಿದ್ದಾರೆ. ಅವರು ಇವರನ್ನು ಪ್ರಕಾಶದಿಂದ ಅಂಧಕಾರಗಳ ಕಡೆಗೆ ಎಳೆದೊಯ್ಯುತ್ತಾರೆ. ಇವರು ನರಕಾಗ್ನಿಯವರಾಗಿದ್ದು ಸದಾ ಅಲ್ಲೇ ಇರುತ್ತಾರೆ.

اللَّهُ وَلِيُّ الَّذِينَ آمَنُوا يُخْرِجُهُم مِّنَ
الظُّلُمَاتِ إِلَى النُّورِ وَالَّذِينَ كَفَرُوا أَوْلِيَّاؤُهُمُ
الطَّاغُوتُ يُخْرِجُونَهُمْ مِّنَ النُّورِ إِلَى الظُّلُمَاتِ
أُولَٰئِكَ أَصْحَابُ النَّارِ هُمْ فِيهَا خَالِدُونَ ﴿٢٥٢﴾

258. ನೀವೇನು ಇಬ್ಬರಾಹೀಮರೊಂದಿಗೆ ತರ್ಕ ಮಾಡಿದ ವ್ಯಕ್ತಿಯ⁹² ಕುರಿತು ಗಮನಿಸಲಿಲ್ಲವೇ? ತರ್ಕವು ಇಬ್ಬರಾಹೀಮರ ಪ್ರಭು

أَلَمْ تَرَ إِلَى الَّذِينَ جَاءَ إِِبْرَاهِيمَ فِي رَيْبٍ أَن
إِلَهُهُ اللَّهُ الْمَلِكُ إِذْ قَالَ إِبْرَاهِيمُ رَبِّيَ
الَّذِي

88. ಮೂಲದಲ್ಲಿ 'ಕುರ್ಸಿ' ಎಂಬ ಪದವನ್ನು ಉಪಯೋಗಿಸಲಾಗಿದೆ. ಸಾಮಾನ್ಯವಾಗಿ ಸರಕಾರ ಅಥವಾ ಅಧಿಕಾರದ ಬಗ್ಗೆ ಹೇಳುವಾಗ ಈ ಪದವನ್ನು ಸೂಚಿಸಲಾಗುತ್ತದೆ. ಇತರ ಭಾಷೆಗಳಲ್ಲೂ ಕುರ್ಚಿ ಅಥವಾ ಆಸನ ಎಂಬ ಪದವನ್ನು ಸಾಮಾನ್ಯವಾಗಿ ಆಡಳಿತಾಧಿಕಾರಕ್ಕೆ ಬಳಸಲಾಗುತ್ತದೆ. ಈ ಪದದಿಂದಾಗಿಯೇ ಈ ಸೂಕ್ತ 'ಆಯತುಲ್ ಕುರ್ಸಿ' ಎಂಬ ಹೆಸರಿನಿಂದ ಪ್ರಸಿದ್ಧವಿದೆ. ಇದರಲ್ಲಿ ಬೇರೆಯೂ ಕಾಣಿಸಿದಂತಹ ರೀತಿಯಲ್ಲಿ ಅಲ್ಲಾಹನ ಸಂಪೂರ್ಣ ಮತ್ತು ಸಮಗ್ರ ಪರಿಚಯ ಮಾಡಿಸಲಾಗಿದೆ. ಆದ್ದರಿಂದಲೇ ಇದು ಪವಿತ್ರ ಕುರ್ಆನಿನ ಅತ್ಯಂತ ಶ್ರೇಷ್ಠ ವಾಕ್ಯವೆಂದು ಪ್ರವಾದಿವಚನದಲ್ಲಿ ಹೇಳಲಾಗಿದೆ.

89. ಅರ್ಥಾತ್- ಸತ್ಯವಿಶ್ವಾಸ ಸ್ವೀಕರಿಸುವಂತೆ ಯಾರನ್ನೂ ನಿರ್ಬಂಧಿಸುವಂತಿಲ್ಲ.

90. ತನ್ನ ನ್ಯಾಯಸಮ್ಮತ ಪರಿಧಿಯನ್ನು ಮೀರಿದ ಪ್ರತಿಯೊಬ್ಬ ವ್ಯಕ್ತಿಯನ್ನೂ ಅರ್ಥಕೋಶದಲ್ಲಿ 'ತಾಗೂತ್' ಎನ್ನಲಾಗುತ್ತದೆ. ಪವಿತ್ರ ಕುರ್ಆನಿನ ಪಾರಿಭಾಷಿಕದಲ್ಲಿ 'ತಾಗೂತ್' ಎಂದರೆ ದೇವನ ದಾಸ್ಯದ ಪರಿಧಿಯನ್ನು ಮೀರಿ ಸ್ವತಃ ದೇವತ್ವ ಮತ್ತು ಪ್ರಭುತ್ವವನ್ನು ವಾದಿಸಿಕೊಳ್ಳುವ ಹಾಗೂ ದೇವನ ದಾಸರಿಂದ ತನ್ನ ದಾಸ್ಯ ಮಾಡಿಸುವ ದಾಸನಾಗಿದ್ದಾನೆ.

91. ಇಲ್ಲಿ ತಾಗೂತ್ ಎಂಬ ಪದವನ್ನು ಅನೇಕ ತಾಗೂತ್‌ಗಳು ಎಂಬರ್ಥದಲ್ಲಿ ಉಪಯೋಗಿಸಲಾಗಿದೆ. ಅರ್ಥಾತ್- ದೇವನಿಂದ ವಿಮುಖನಾಗುವ ಮೂಲಕ ಮಾನವ ಒಬ್ಬ 'ತಾಗೂತ್'ನ ಕಪಿಮುಷ್ಠಿಯಲ್ಲಿ ಮಾತ್ರ ಸಿಲುಕುವುದಿಲ್ಲ, ಬದಲಾಗಿ ಹಲವಾರು ತಾಗೂತ್‌ಗಳು ಅವನ ಮೇಲೆ ಎರಗುತ್ತಾರೆ.

92. 'ವ್ಯಕ್ತಿ' ಎಂದರೆ 'ನಮ್ರೂದ್', ಅವನು ಹ. ಇಬ್ಬರಾಹೀಮರ(ಅ) ದೇಶವಾದ ಇರಾಕ್‌ನ ರಾಜನಾಗಿದ್ದ.

ಯಾರು ಎಂಬುದರ ಕುರಿತು ಮತ್ತು ಅಲ್ಲಾಹನು ಆ ವ್ಯಕ್ತಿಗೆ ಅಧಿಕಾರವನ್ನು ಕೊಟ್ಟಿದ್ದುದರ ಆಧಾರದಲ್ಲಿ. "ಜೀವನ ಮತ್ತು ಮರಣ ಯಾರ ಅಂಕಿಯಲ್ಲಿರುವುದೋ ಅವನು ನನ್ನ ಪ್ರಭು" ಎಂದು ಇಬ್ನುರಾಹೀಮರು ಹೇಳಿದಾಗ ಅವನು, "ಜೀವನ ಮತ್ತು ಮರಣ ನನ್ನ ಅಧಿಕಾರದಲ್ಲಿದೆ" ಎಂದನು. ಇಬ್ನುರಾಹೀಮರು, "ಸರಿ, ಹಾಗಾದರೆ ಅಲ್ಲಾಹನು ಸೂರ್ಯನನ್ನು ಪೂರ್ವ ದಿಕ್ಕಿನಿಂದ ಮೂಡಿಸುತ್ತಾನೆ. ನೀನು ಅದನ್ನು ಪಶ್ಚಿಮ ದಿಕ್ಕಿನಿಂದ ಮೂಡಿಸು" ಎಂದರು. ಇದನ್ನು ಕೇಳಿ ಆ ಸತ್ಯನಿಷೇಧಿ ದಿಗ್ಭ್ರಮೆಗೊಂಡನು. ಆದರೆ ಅಕ್ರಮಿಗಳಿಗೆ ಅಲ್ಲಾಹನು ಸನ್ಮಾರ್ಗವನ್ನು ತೋರಿಸುವುದಿಲ್ಲ.

259. ಅಥವಾ ತಲೆ ಕೆಳಗಾಗಿ ಬೊಕ್ಕ ಬೋರಲಾಗಿ ಬಿದ್ದಿದ್ದ ಗ್ರಾಮವೊಂದನ್ನು ಹಾದು ಹೋಗುತ್ತಿದ್ದ ಇನ್ನೊಬ್ಬ ವ್ಯಕ್ತಿಯ ದೃಷ್ಟಾಂತವನ್ನು ಗಮನಿಸಿರಿ. ಅವನು, "ನಾಶವಾಗಿದ್ದ ಈ ಗ್ರಾಮಕ್ಕೆ ಅಲ್ಲಾಹನು ಪುನಃ ಹೇಗೆ ಜೀವದಾನ ಮಾಡುವನು?" ಎಂದನು. ಆಗ ಅಲ್ಲಾಹನು ಅವನ ಪ್ರಾಣಹರಣಗೈದನು. ಅವನು ನೂರು ವರುಷಗಳ ತನಕ ಶವವಾಗಿ ಬಿದ್ದಿದ್ದನು. ಅನಂತರ ಅಲ್ಲಾಹನು ಅವನನ್ನು ಪುನಃ ಜೀವಂತಗೊಳಿಸಿ, "ನೀನು ಎಷ್ಟು ಕಾಲ ಬಿದ್ದುಕೊಂಡಿದ್ದೆ?" ಎಂದು ಕೇಳಿದನು. ಅವನು, "ಒಂದು ದಿನ ಅಥವಾ ಕೆಲವು ತಾಸುಗಳಿದ್ದಿರಬಹುದು" ಎಂದನು. "ಅಲ್ಲ; ನಿನ್ನ ಮೇಲೆ ನೂರು ವರುಷಗಳು ಇದೇ ಸ್ಥಿತಿಯಲ್ಲಿ ಸಂದುಹೋಗಿವೆ. ಈಗ ನಿನ್ನ ಆಹಾರವನ್ನೂ ಪಾನೀಯವನ್ನೂ ನೋಡು. ಅವುಗಳಲ್ಲಿ ಯಾವುದೇ ಮಾರ್ಪಾಟುಂಟಾಗಲಿಲ್ಲ. ಅತ್ತ ನಿನ್ನ ಕತ್ತೆಯನ್ನು ನೋಡು (ಅದರ ಅಸ್ಥಿಪಂಜರವೂ ಶಿಥಿಲವಾಗಿ ಹೋಗುತ್ತಲಿದೆ). ನಾವು ನಿನ್ನನ್ನು ಜನರಿಗೆ ಒಂದು ದೃಷ್ಟಾಂತವನ್ನಾಗಿ ಮಾಡಲಿಚ್ಛಿಸಿದುದರಿಂದ ಹೀಗೆ ಮಾಡಿದ್ದೆವು. ಮತ್ತೆ ನಾವು ಈ ಅಸ್ಥಿಪಂಜರವನ್ನೆಬ್ಬಿಸಿ ಅದರ ಮೇಲೆ ಮಾಂಸವನ್ನು ಹೇಗೆ ಹೊದಿಸಿ ಬಿಡುತ್ತೇವೆಂಬುದನ್ನು ನೋಡು" ಎಂದು ಅಲ್ಲಾಹನು ಹೇಳಿದನು. ಹೀಗೆ ವಸ್ತುಸ್ಥಿತಿ ಅವನ ಮುಂದೆ ವ್ಯಕ್ತವಾದಾಗ ಅವನು, "ಅಲ್ಲಾಹನು ಪ್ರತಿಯೊಂದು ವಸ್ತುವಿನ ಮೇಲೆ ಅಧಿಕಾರ ಹೊಂದಿದ್ದಾನೆಂಬುದನ್ನು ನಾನು ಬಲ್ಲೆ" ಎಂದನು.

260. "ಪ್ರಭೂ, ಮೃತ್ಯುವಶವಾದವರನ್ನು ನೀನು ಹೇಗೆ ಪುನರ್ಭವ ಗೊಳಿಸುತ್ತೀ ಎಂಬುದನ್ನು ನನಗೆ ತೋರಿಸಿಕೊಡು" ಎಂದು

يُحْيِي وَيُمِيتُ قَالَ أَنَا أَحْيِي وَأُمِيتُ قَالَ
إِبْرَاهِيمُ فَإِنَّ اللَّهَ يَأْتِي بِالشَّمْسِ مِنَ الْمَشْرِقِ
قَاتٍ بِهَا مِنَ الْمَغْرِبِ فَبُهِتَ الَّذِي كَفَرَ
وَاللَّهُ لَا يَهْدِي الْقَوْمَ الظَّالِمِينَ ﴿٢٥٩﴾

أَوْ كَالَّذِي مَرَّ عَلَى قَرْبَةٍ وَهِيَ خَاوِيَةٌ
عَلَى عُرْوَتِهَا قَالَ أَتَى يَحْيِي هَذِهِ اللَّهُ
بَعْدَ مَوْتِهَا فَأَمَاتَهُ اللَّهُ مِائَةَ عَامٍ
ثُمَّ بَعَثَهُ قَالَ كَمْ لَبِثْتَ قَالَ لَبِثْتُ
يَوْمًا أَوْ بَعْضَ يَوْمٍ قَالَ بَلْ لَبِثْتَ مِائَةَ
عَامٍ فَانظُرْ إِلَى طَعَامِكَ وَشَرَابِكَ لَمْ
يَسْتَنْتَهُ ۗ وَانظُرْ إِلَى حِمَارِكَ وَلِنَجْعَلَكَ
آيَةً لِلنَّاسِ ۗ وَانظُرْ إِلَى الْعِظَامِ كَيْفَ
نُنشِزُهَا ثُمَّ نَكْسُوهَا لَهْمًا طَعَامًا تَبَيَّنَ لَهُ
قَالَ أَعْلَمُ أَنَّ اللَّهَ عَلَى كُلِّ شَيْءٍ قَدِيرٌ ﴿٢٦٠﴾

وَأَذَى قَالَ إِبْرَاهِيمُ رَبِّ أَرِنِي كَيْفَ تُحْيِي
الْمَوْتَى قَالَ أَوْ كَمْ تُؤْمِنُ قَالَ بَلَى وَلَكِن

ಇಬ್ನುರಾಹೀಮರು ಕೇಳಿದ ಸಂದರ್ಭವನ್ನೂ ಸ್ಮರಿಸಿರಿ. "ಏನು, ನಿಮಗೆ ವಿಶ್ವಾಸವಿಲ್ಲವೇ" ಎಂದು ಕೇಳಿದಾಗ ಅವರು "ವಿಶ್ವಾಸವಿದೆ; ಆದರೆ ಮನಸ್ಸಂತ್ಯಪ್ತಿ ಬಯಸುತ್ತೇನೆ"⁹³ ಎಂದರು. ಆಗ ಅಲ್ಲಾಹನು, "ಹಾಗಾದರೆ ನೀನು ನಾಲ್ಕು ಪಕ್ಷಿಗಳನ್ನು ಪಳಗಿಸಿ ಅನಂತರ ಅವುಗಳ ಒಂದೊಂದು ಭಾಗವನ್ನು ಒಂದೊಂದು ಬೆಟ್ಟದ ಮೇಲೆ ಇರಿಸು. ಆಮೇಲೆ ಅವುಗಳನ್ನು ಕೂಗಿ ಕರೆ. ಅವು ನಿನ್ನ ಬಳಿ ಧಾವಿಸಿ ಬರುವುವು. ಅಲ್ಲಾಹನು ಮಹಾ ಪ್ರತಾಪಿಯೂ ಯುಕ್ತಿಪೂರ್ಣನೂ ಆಗಿರುತ್ತಾನೆಂಬುದನ್ನು ಚೆನ್ನಾಗಿ ಅರಿತುಕೊ" ಎಂದನು.

261. ಅಲ್ಲಾಹನ ಮಾರ್ಗದಲ್ಲಿ ತಮ್ಮ ಸಂಪತ್ತನ್ನು ಖರ್ಚು ಮಾಡುವವರ ಖರ್ಚಿನ ಉಪಮೆ, ಒಂದು ಕಾಳನ್ನು ಬಿತ್ತಿ ಅದರಿಂದ ಏಳು ತೆನೆಗಳು ಹೊರಟು, ಪ್ರತಿಯೊಂದು ತೆನೆಯಲ್ಲಿ ನೂರು ಕಾಳುಗಳಿರುವಂತಿದೆ. ಇದೇ ರೀತಿಯಲ್ಲಿ ಅಲ್ಲಾಹನು ತಾನುದ್ದೇಶಿಸಿದವನ ಕರ್ಮಗಳಿಗೆ ವೃದ್ಧಿಯನ್ನು ದಯಪಾಲಿಸುತ್ತಾನೆ. ಅವನು ಅತ್ಯಂತ ಉದಾರಿಯೂ ಸರ್ವಜ್ಞನೂ ಆಗಿರುತ್ತಾನೆ.

262. ಅಲ್ಲಾಹನ ಮಾರ್ಗದಲ್ಲಿ ತಮ್ಮ ಸಂಪತ್ತನ್ನು ಖರ್ಚು ಮಾಡುವವರ, ಖರ್ಚುಮಾಡಿದುದನ್ನು ಅಡಿಕೊಳ್ಳದವರ ಮತ್ತು ಪರಪೀಡನಗೈದವರ ಪ್ರತಿಫಲವು ಅವರ ಪ್ರಭುವಿನ ಬಳಿ ಇದೆ. ಅವರಿಗೆ ಯಾವತ್ತು ಭಯ ಮತ್ತು ವ್ಯಥೆಯ ಸಂಭವವಿಲ್ಲ.

263. ಒಂದು ಸವಿನುಡಿ ಮತ್ತು ಕ್ಷಮಾಗುಣವು ಮನನೋಯಿಸುವ ದಾನಕ್ಕಿಂತ ಉತ್ತಮ. ಅಲ್ಲಾಹನು ನಿರಪೇಕ್ಷನು ಮತ್ತು ಸಹನಶೀಲತೆ ಅವನ ವಿಶೇಷತೆಯಾಗಿದೆ.

264. ಓ ಸತ್ಯವಿಶ್ವಾಸಿಗಳೇ, ತನ್ನ ಸಂಪತ್ತನ್ನು ಆಡಂಬರಕ್ಕಾಗಿ ಖರ್ಚು ಮಾಡುವವನಂತೆ ಹಾಗೂ ಅಲ್ಲಾಹ್ ಮತ್ತು ಪರಲೋಕದಲ್ಲಿ ವಿಶ್ವಾಸವಿರಿಸದವನ ಹಾಗೆ ಉಪಕಾರಭಾರ ವಿರಿಸಿಯೂ ನೋಯಿಸಿಯೂ ನಿಮ್ಮ ದಾನಧರ್ಮಗಳನ್ನು ನೀವು ನಿಷ್ಫಲಗೊಳಿಸಿಕೊಳ್ಳಬೇಡಿರಿ. ಅವನ ಖರ್ಚಿನ ಉಪಮೆಯು - ಮಣ್ಣಿನ ಮೇಲ್ಮದರವಿರುವ ಒಂದು ಬಂಡೆಯಿದ್ದು ಜೋರಾಗಿ ಮಳೆ ಸುರಿದಾಗ ಮಣ್ಣೆಲ್ಲಾ ಕೊಚ್ಚಿ ಹೋಗಿ ಕೇವಲ ಬಂಡೆಯು

لِيُطَبِّينَ قُلُوبَهُمْ قَالُوا فَخُذْ أَرْبَعَةً مِّنَ الطَّيْرِ
فَصُرْهُنَّ إِلَيْكَ ثُمَّ اجْعَلْ عَلَى كُلِّ جَبَلٍ
مِّنْهُنَّ جُزْءًا ثُمَّ ادْعُهُنَّ يَأْتِيَنَّكَ سَعْيًا
وَاعْلَمْ أَنَّ اللَّهَ عَزِيزٌ حَكِيمٌ ﴿٩٣﴾

مَثَلُ الَّذِينَ يُنْفِقُونَ أَمْوَالَهُمْ فِي سَبِيلِ
اللَّهِ كَمَثَلِ حَبَّةٍ أَتَتْ سَنَابِلَ
فِي كُلِّ سُنْبُلَةٍ مِّائَةٌ حَبَّةٌ وَاللَّهُ
يُضْعِفُ لِمَن يَشَاءُ وَاللَّهُ وَاسِعٌ عَلِيمٌ ﴿٩٤﴾

الَّذِينَ يُنْفِقُونَ أَمْوَالَهُمْ فِي سَبِيلِ
اللَّهِ ثُمَّ لَا يُتْبِعُونَ مَا أَنْفَقُوا مَتًّا وَلَا
أَذَى لَهُمْ أَجْرُهُمْ عِنْدَ رَبِّهِمْ وَلَا
خَوْفٌ عَلَيْهِمْ وَلَا هُمْ يَحْزَنُونَ ﴿٩٥﴾

قَوْلٌ مَّعْرُوفٌ وَمَعْفِرَةٌ خَيْرٌ مِّنْ صَدَقَةٍ
يَتَّبِعُهَا أَذَى وَاللَّهُ عَنِّي حَلِيمٌ ﴿٩٦﴾

يَا أَيُّهَا الَّذِينَ آمَنُوا لَا تُبْطِلُوا صَدَقَاتِكُمْ
بِالْمَنِّ وَالْإِذَى كَالَّذِي يُنْفِقُ مَالَهُ
رِئَاءَ النَّاسِ وَلَا يُؤْمِنُ بِاللَّهِ وَالْيَوْمِ
الْآخِرِ فَغَضِبْنَا عَلَيْكَ كَمَثَلِ صَفْوَانٍ عَلَيْهِ
رُءُوبٌ فَاصَابَهُ وَابِلٌ فَتَرَكَهُ صَلْدًا ﴿٩٧﴾

93. ಅರ್ಥಾತ್- ಪ್ರತ್ಯಕ್ಷ ದರ್ಶನದಿಂದಾಗುವ ಮನಸ್ಸಂತ್ಯಪ್ತಿ.

ಮಾತ್ರ ಉಳಿದಿರುವಂತಿದೆ. ಇಂತಹವರು ತಾವು ದಾನ ಮಾಡಿ ಗಳಿಸಿದವೆಂದೆಣಿಸಿರುವ ಪುಣ್ಯವೇನೂ ಅವರ ಕೈ ಸೇರದು. ಸತ್ಯನಿಷೇಧಿಗಳಿಗೆ ಮಾರ್ಗದರ್ಶನ ಮಾಡುವ ಪರಿಪಾಠವನ್ನು ಅಲ್ಲಾಹನು ಇಟ್ಟುಕೊಂಡಿರುವುದಿಲ್ಲ.⁹⁴

265. ಇದಕ್ಕೆ ವ್ಯತಿರಿಕ್ತವಾಗಿ ತನ್ನ ಸಂಪತ್ತನ್ನು ಕೇವಲ ಅಲ್ಲಾಹನ ಸಂತ್ಯಾಪ್ತಿಗಾಗಿ ಸಂಪೂರ್ಣ ಸ್ಥಿರಚಿತ್ತತೆ ಮತ್ತು ಉಪಶಾಂತಿಯಿಂದ ಖರ್ಚು ಮಾಡುವವರ ಖರ್ಚಿನ ಉಪಮೆ- ಒಂದು ಉನ್ನತ ಪಾತಳಿಯಲ್ಲಿ ಒಂದು ಉದ್ಯಾನವಿದ್ದು ಚೆನ್ನಾಗಿ ಮಳೆಗರೆದಾಗ ಅದು ಇಮ್ಮಡಿ ಫಲ ಕೊಡುವಂತೆ ಮತ್ತು ಒಂದು ವೇಳೆ ಜಡಿಮಳೆ ಬಾರದಿದ್ದರೂ ಲಘುವಾದ ಜಿನುಗು ಮಳೆಯೂ ಅದಕ್ಕೆ ಸಾಕಾಗುವಂತೆ. ನೀವು ಮಾಡುವುದೆಲ್ಲಾ ಅಲ್ಲಾಹನ ವೀಕ್ಷಣೆಯಲ್ಲಿದೆ.

266. ನಿಮ್ಮಲ್ಲೊಬ್ಬನ ಬಳಿ ತಳದಲ್ಲಿ ಕಾಲುನೆಗಳು ಹರಿಯುತ್ತಿರುವ, ಖಜೂರ, ದ್ರಾಕ್ಷೆ ಮತ್ತು ನಾನಾ ವಿಧದ ಫಲಗಳಿಂದ ತುಂಬಿದ ಒಂದು ತೋಟವಿದ್ದು, ಅವನು ಸ್ವತಃ ವೃದ್ಧನಾಗಿ ಅವನ ಎಳೆ ಹರೆಯದ ಮಕ್ಕಳು ದುರ್ಬಲರಾಗಿದ್ದ ಸ್ಥಿತಿಯಲ್ಲಿ ಅದು (ಆ ತೋಟ) ಒಂದು ಅತ್ಯುಷ್ಣ ಚಂಡಮಾರುತಕ್ಕೆ ಸಿಲುಕಿ ಸುಟ್ಟು ಹೋಗುವುದನ್ನು ಅವನು ಇಷ್ಟಪಡುವನೇ?⁹⁵ ಹೀಗೆ ನೀವು ಚಿಂತನೆ ಮಾಡಬಹುದೆಂದು ಅಲ್ಲಾಹನು ನಿಮ್ಮ ಮುಂದೆ ದೃಷ್ಟಾಂತಗಳನ್ನು ವಿವರಿಸುತ್ತಾನೆ.

267. ಓ ಸತ್ಯನಿಷೇಧಿಗಳೇ, ನೀವು ಸಂಪಾದಿಸಿದ ಸಂಪತ್ತಿನಿಂದ ಮತ್ತು ನಾವು ನಿಮಗಾಗಿ ಭೂಮಿಯಿಂದ ಉತ್ಪಾದಿಸಿದವುಗಳಿಂದ ಉತ್ತಮವಾದವುಗಳನ್ನು ದೇವ ಮಾರ್ಗದಲ್ಲಿ ಖರ್ಚು ಮಾಡಿರಿ. ಅವನ ಮಾರ್ಗದಲ್ಲಿ ಕೊಡಲು ಅತ್ಯಂತ ಕೆಟ್ಟ ವಸ್ತುವನ್ನು ಪ್ರತ್ಯೇಕಿಸಿಡಲು ಪ್ರಯತ್ನಿಸಬಾರದು. ವಸ್ತುತಃ ಯಾರಾದರೂ

لَا يَقْدِرُونَ عَلَى شَيْءٍ مِّمَّا كَسَبُوا وَاللَّهُ
لَا يَهْدِي الْقَوْمَ الْكَافِرِينَ ﴿٩٤﴾

وَمَثَلُ الَّذِينَ يُنْفِقُونَ أَمْوَالَهُمْ ابْتِغَاءَ
مَرْضَاتِ اللَّهِ وَتَثْبِيْتًا مِّنْ أَنفُسِهِمْ كَمَثَلِ
جَنَّةٍ بَرْبُورَةٍ أَصَابَهَا وَابِلٌ فَآتَتْ أُكُتًا
ضِعْفَيْنِ فَإِن لَّمْ يُصِبْهَا وَابِلٌ فَطَلَّ
وَاللَّهُ بِمَا تَعْمَلُونَ بَصِيرٌ ﴿٩٥﴾

أَيُّوْدٌ أَحَدَكُمْ أَن تَكُونَ لَهُ جَنَّةٌ مِّنْ
نَّخِيلٍ وَأَعْنَابٍ تَجْرِي مِنْ تَحْتِهَا
الْأَنْهَارُ لَهُ فِيهَا مِنْ كُلِّ الثَّمَرَاتِ وَ
أَصَابَهُ الْكِبَرُ وَلَهُ ذُرِّيَةٌ ضِعْفَيْنِ فَاصْبَاهَا
إِعْصَابًا فِيهِ نَارٌ فَاحْتَرَقَتْ كَذَلِكَ
يُبَيِّنُ اللَّهُ لَكُمْ الْآيَاتِ لَعَلَّكُمْ تَتَفَكَّرُونَ ﴿٩٦﴾

يَا أَيُّهَا الَّذِينَ آمَنُوا أَنْفِقُوا مِنْ طَيِّبَاتِ
مَا كَسَبْتُمْ وَمِمَّا أَخْرَجْنَا لَكُمْ مِنَ
الْأَرْضِ وَلَا تَيَسَّمُوا الْخَبِيثَاتِ مِنْهُ

94. ಇಲ್ಲಿ ಸತ್ಯನಿಷೇಧಿ ಎಂಬ ಪದ ಕೃತಘ್ನ ಮತ್ತು ಅನುಗ್ರಹಗಳನ್ನು ನಿರಾಕರಿಸುವವನೆಂಬ ಅರ್ಥದಲ್ಲಿ ಪ್ರಯೋಗವಾಗಿದೆ.

95. ಅರ್ಥಾತ್- ನಿಮ್ಮ ಇಡೀ ಜೀವನ ಸಂಪಾದನೆಯಿಂದ ಪ್ರಯೋಜನ ಪಡೆಯಲು ನೀವು ಅತಿ ಹೆಚ್ಚು ನಿರ್ಬಂಧಿತರಾಗಿದ್ದ ಮತ್ತು ಮತ್ತೊಮ್ಮೆ ಸಂಪಾದಿಸುವ ಅವಕಾಶವೂ ಇಲ್ಲದಿರುವ ಸೂಕ್ಷ್ಮ ಘಟ್ಟದಲ್ಲಿ ಅದು ಸರ್ವನಾಶವಾಗುವುದನ್ನು ನೀವು ಇಷ್ಟಪಡುತ್ತೀರಾ? ಹಾಗಾದರೆ ಲೋಕದಲ್ಲಿ ಜೀವಾನಾವಧಿಯನ್ನು ಕಳೆದ ನಂತರ ಪರಲೋಕಕ್ಕೆ ತಲಪಿದಾಗ ಇಲ್ಲಿ ಲೋಕದ ನಮ್ಮೆಲ್ಲಾ ಸಾಧನೆಗಳಿಗೆ ಯಾವ ಬೆಲೆಯೂ ಇಲ್ಲ, ಲೋಕದಲ್ಲಿ ನಾವು ಸಂಪಾದಿಸಿದ್ದೆಲ್ಲವೂ ಅಲ್ಲೇ ಉಳಿಯಿತು. ಪರಲೋಕದ ಸವಿಯುಣ್ಣುಲು ನಾವು ಅಲ್ಲಿ ಏನನ್ನೂ ಸಂಪಾದಿಸಲೇ ಇಲ್ಲ ಎಂದು ಏಕಾಏಕಿಯಾಗಿ ತಿಳಿದುಬಿಡುವ ರೀತಿಯಲ್ಲಿ ಪರಲೋಕಕ್ಕೆ ಪಾದಾರ್ಪಣೆ ಮಾಡಲು ನೀವು ಇಚ್ಛಿಸುವುದಾದರೂ ಹೇಗೆ?

ಅದೇ ವಸ್ತುವನ್ನು ನಿಮಗೆ ಕೊಟ್ಟಾಗ ಅಲಕ್ಷಿಸುವ ಹೊರತು ನೀವೂ ಅದನ್ನು ಸ್ವೀಕರಿಸಲು ಇಷ್ಟಪಡಲಾರಿರಿ. ಅಲ್ಲಾಹನು ನಿರಪೇಕ್ಷನಾಗಿದ್ದು ಅತ್ಯುನ್ನತ ಗುಣವಿಶೇಷಗಳನ್ನು ಹೊಂದಿದವನಾಗಿರುತ್ತಾನೆ.

تُنْفِقُونَ وَلَسْتُمْ بِأَخِيَارَ إِلَّا أَنْ تَعِظُوا فِيهِ ۖ وَاعْلَمُوا أَنَّ اللَّهَ عَزِيزٌ حَكِيمٌ ﴿٩٦﴾

268. ಶೈತಾನನು ನಿಮ್ಮನ್ನು ದಾರಿದ್ರ್ಯದಿಂದ ಭಯಭೀತಗೊಳಿಸುತ್ತಾನೆ ಮತ್ತು ಅಶ್ಲೀಲ ಕಾರ್ಯಗಳನ್ನೆಸಗುವ ಪ್ರಚೋದನೆಯನ್ನೀಯುತ್ತಾನೆ. ಆದರೆ, ಅಲ್ಲಾಹನು ನಿಮಗೆ ತನ್ನ ಕ್ಷಮೆ ಹಾಗೂ ಅನುಗ್ರಹದ ವಚನವನ್ನೀಯುತ್ತಾನೆ. ಅಲ್ಲಾಹನು ಮಹಾ ವಿಶಾಲನೂ ಸರ್ವಜ್ಞನೂ ಆಗಿರುತ್ತಾನೆ.

الشَّيْطَانُ يَعِدُكُمُ الْفَقْرَ وَيَأْمُرُكُمْ بِالْفَحْشَاءِ ۗ وَاللَّهُ يَعِدُكُم مَّغْفِرَةً مِّنْهُ وَفَضْلًا ۗ وَاللَّهُ وَاسِعٌ عَلِيمٌ ﴿٢٦٨﴾

269. ಅವನು ತನಗಿಷ್ಟ ಬಂದವರಿಗೆ 'ಸದ್ವಿವೇಕ' ಪ್ರದಾನ ಮಾಡುತ್ತಾನೆ. ಸದ್ವಿವೇಕ ಪ್ರಾಪ್ತವಾದವನಿಗೆ ವಾಸ್ತವದಲ್ಲಿ ಮಹಾ ಸಂಪತ್ತು ಪ್ರಾಪ್ತವಾಯಿತೆಂದೇ ಅರ್ಥ. ಇವುಗಳಿಂದ ಬುದ್ಧಿಜೀವಿಗಳು ಮಾತ್ರ ಉಪದೇಶ ಪಡೆಯುತ್ತಾರೆ.

يُؤْتِي الْحِكْمَةَ مَنْ يَشَاءُ ۗ وَمَنْ يُؤْتَ الْحِكْمَةَ فَقَدْ أُوتِيَ خَيْرًا كَثِيرًا ۗ وَمَا يَذَّكَّرُ إِلَّا أُولُو الْأَلْبَابِ ﴿٢٦٩﴾

270. ನೀವು ಖರ್ಚು ಮಾಡಿದುದೂ ನೀವು ಹರಕೆ⁹⁶ ಹೊತ್ತುದೂ ಅಲ್ಲಾಹನಿಗೆ ತಿಳಿದಿದೆ. ಅಕ್ರಮಿಗಳಿಗೆ ಸಹಾಯಕರು ಯಾರೂ ಇಲ್ಲ.

وَمَا أَنْفَقْتُمْ مِنْ نَفَقَةٍ أَوْ نَذَرْتُمْ مِنْ شَيْءٍ فَإِنَّ اللَّهَ يَعْلَمُهَا ۗ وَمَا لِلظَّالِمِينَ مِنَ النَّصَافِ ﴿٢٧٠﴾

271. ನಿಮ್ಮ ದಾನಧರ್ಮಗಳನ್ನು ಬಹಿರಂಗವಾಗಿ ಕೊಡುವುದಿದ್ದರೂ ಒಳ್ಳೆಯದೇ. ಆದರೆ ರಹಸ್ಯವಾಗಿ ಬಡಬಗ್ಗರಿಗೆ ಕೊಡುವುದು ಹೆಚ್ಚು ಉತ್ತಮ. ಈ ಕ್ರಮದಿಂದಾಗಿ ನಿಮ್ಮ ಹಲವಾರು ದೋಷಗಳು ಪರಿಹಾರಗೊಳ್ಳುವವು. ಅಲ್ಲಾಹನಿಗಂತೂ ನೀವು ಮಾಡುತ್ತಿರುವುದರ ಅರಿವು ಇದ್ದೇ ಇದೆ.

إِنْ تُبْدُوا الصَّدَقَاتِ فَنِعِمَّا هِيَ ۚ وَإِنْ تُخْفُوهَا وَتُؤْتُوهَا الْفُقَرَاءَ فَهِيَ خَيْرٌ لَّكُمْ وَيُكَفِّرُ عَنْكُمْ مِنْ سَيِّئَاتِكُمْ ۗ وَاللَّهُ بِمَا تَعْمَلُونَ خَبِيرٌ ﴿٢٧١﴾

272. ಜನರಿಗೆ ಸನ್ಮಾರ್ಗ ನೀಡುವ ಹೊಣೆಗಾರಿಕೆಯೇನೂ ನಿಮ್ಮ ಮೇಲಿಲ್ಲ. ಅಲ್ಲಾಹನು ತಾನಿಚ್ಛಿಸಿದಂತೆ ಸನ್ಮಾರ್ಗ ನೀಡುತ್ತಾನೆ. ನೀವು ದಾನಧರ್ಮಗಳಲ್ಲಿ ಖರ್ಚು ಮಾಡುವುದೆಲ್ಲಾ ನಿಮ್ಮ

لَيْسَ عَلَيْكَ هُدَاهُمْ وَلَكِنَّ اللَّهَ يَهْدِي مَنْ يَشَاءُ ۗ وَمَا تُنْفِقُوا مِنْ خَيْرٍ فَلِأَنفُسِكُمْ

96. ಹರಕೆ ಎಂದರೆ ವ್ಯಕ್ತಿ ತನ್ನ ಇಷ್ಟಾರ್ಥ ಪೂರ್ತಿಯಾದರೆ ತನ್ನ ಮೇಲೆ ಕಡ್ಡಾಯವಲ್ಲದ ಸತ್ಕರ್ಮವೊಂದನ್ನು ಮಾಡುವ ಬಗ್ಗೆ ಕರಾರು ಮಾಡುವುದಾಗಿದೆ. ಅದು ಅಲ್ಲಾಹನೊಂದಿಗೆ ಯಾಚಿಸಲಾದ ಧರ್ಮಸಮ್ಮತವಾದ ಇಷ್ಟಾರ್ಥವಾಗಿದ್ದರೆ ಮತ್ತು ಅದು ಪೂರ್ತಿಯಾದರೆ ಅವನು ಮಾಡಬೇಕೆಂದು ಭಾವಿಸಿರುವ ಕೆಲಸವೂ ಅಲ್ಲಾಹನಿಗೆ ಸಲ್ಲುವಂತಹುದೇ ಆಗಿದ್ದರೆ ಅಂತಹ ಹರಕೆ ದೇವಾನುಸರಣಿಯಲ್ಲಾಗಿದೆ. ಅದನ್ನು ಪೂರ್ತೀಕರಿಸುವುದು ಪ್ರಾಣದಾಯಕವಾಗಿದೆ. ಅನ್ಯಥಾ ಹಾಗೆ ಹರಕೆ ಹೊರುವುದು ಪಾಪವಾಗಿದೆ ಮತ್ತು ಅದನ್ನು ಈಡೇರಿಸುವುದು ಶಿಕ್ಷಾರ್ಹವಾಗಿದೆ.

ಸ್ವಂತದ ಒಳಿತಿಗಾಗಿ ಮಾತ್ರ. ಅಲ್ಲಾಹನ ಸಂಪ್ರೀತಿಯನ್ನು ಬಯಸಿಯೇ ನೀವು ಖರ್ಚು ಮಾಡುತ್ತೀರಷ್ಟೆ. ಹಾಗಿದ್ದರೆ ನೀವು ದಾನಧರ್ಮಗಳಲ್ಲಿ ಖರ್ಚು ಮಾಡುವ ಸಂಪತ್ತಿನ ಸಂಪೂರ್ಣ ಪ್ರತಿಫಲ ನಿಮಗೆ ಕೊಡಲಾಗುವುದು. ನಿಮ್ಮ ಹಕ್ಕುಚ್ಯುತಿ ಖಂಡಿತ ಆಗಲಾರದು.

وَمَا تُنْفِقُونَ إِلَّا ابْتِغَاءَ وَجْهِ اللَّهِ وَمَا تُنْفِقُوا مِنْ خَيْرٍ يُوَفَّ إِلَيْكُمْ وَأَنْتُمْ كَاتِبُونَ ﴿٧٧﴾

273. ಅಲ್ಲಾಹನ ಮಾರ್ಗದಲ್ಲಿ ಕಾರ್ಯವೆಸಗುವ ಭರದಲ್ಲಿ ತಮ್ಮ ಸ್ವಂತ ಜೀವನೋಪಾಯಕ್ಕಾಗಿ ಭೂಮಿಯಲ್ಲಿ ಶ್ರಮ ಪಡಲು ಸಾಧ್ಯವಾಗದಿರುವ ಬಡಜನರು ಮುಖ್ಯವಾಗಿ ಸಹಾಯಕ್ಕೆ ಅರ್ಹರಾಗಿದ್ದಾರೆ. ಅರಿವಿಲ್ಲದವನು ಅವರ ಸ್ವಾಭಿಮಾನವನ್ನು ಕಂಡು ಅವರು ಸ್ಥಿತಿವಂತರಾಗಿದ್ದಾರೆಂದೇ ಊಹಿಸುತ್ತಾನೆ. ನೀವು ಅವರ ಮುಖಭಾವಗಳಿಂದ ಅವರ ಆಂತರಿಕ ಸ್ಥಿತಿಯನ್ನು ತಿಳಿದುಕೊಳ್ಳಬಲ್ಲೀರಿ. ಆದರೆ, ಅವರು ಜನರ ಬೆಂಬತ್ತಿ ಬೇಡುವವರಲ್ಲ. ಅವರ ಸಹಾಯಾರ್ಥವಾಗಿ ನೀವು ಖರ್ಚು ಮಾಡುವ ಸಂಪತ್ತು ಅಲ್ಲಾಹನಿಂದ ಮರೆಯಾಗಿರದು.

لِلْفُقَرَاءِ الَّذِينَ أَحْصَرُوا فِي سَبِيلِ اللَّهِ لَا يَسْتَطِيعُونَ ضَرْبًا فِي الْأَرْضِ يَحْسَبُهُمُ الْجَاهِلُ أَغْنِيَاءَ مِنَ التَّعَفُّفِ تَعْرِفُهُمْ بِسِيمَاهُمْ لَا يَسْأَلُونَ النَّاسَ إِلْحَاقًا وَمَا تُنْفِقُوا مِنْ خَيْرٍ فَإِنَّ اللَّهَ بِهِ عَلِيمٌ ﴿٧٨﴾

274. ತಮ್ಮ ಸಂಪತ್ತನ್ನು ಆಹೋರಾತ್ರಿ ರಹಸ್ಯವಾಗಿಯೂ ಬಹಿರಂಗವಾಗಿಯೂ ಖರ್ಚು ಮಾಡುವವರ ಪ್ರತಿಫಲ ಅವರ ಪ್ರಭುವಿನ ಬಳಿ ಇದೆ. ಅವರಿಗೆ ಯಾವ ಭಯವೂ ವ್ಯಥೆಯೂ ಇರುವುದಿಲ್ಲ.

الَّذِينَ يَنْفِقُونَ أَمْوَالَهُمْ بِاللَّيْلِ وَالنَّهَارِ سِرًّا وَعَلَانِيَةً فَلَهُمْ أَجْرُهُمْ عِنْدَ رَبِّهِمْ وَلَا خَوْفٌ عَلَيْهِمْ وَلَا هُمْ يَحْزَنُونَ ﴿٧٩﴾

275. ಆದರೆ ಬಡ್ಡಿ ತಿನ್ನುವವರ ಅವಸ್ಥೆಯು ಶೈತಾನನ ಸೋಂಕಿನಿಂದ ಹುಚ್ಚನಾದವನಂತಿದೆ.⁹⁷ ಅವರು, 'ವ್ಯಾಪಾರವೂ ಬಡ್ಡಿಯಂತೆಯೇ ಇದೆಯಲ್ಲವೇ?'⁹⁸ ಎಂದೆನ್ನುವುದೇ ಈ ಅವಸ್ಥೆಯಲ್ಲಿ ಸಿಲುಕಿ ಬಿದ್ದಿರಲು ಕಾರಣ. ವಸ್ತುತಃ ಅಲ್ಲಾಹನು ವ್ಯಾಪಾರವನ್ನು ಧರ್ಮಸಮ್ಮತ ಗೊಳಿಸಿರುತ್ತಾನೆ ಮತ್ತು ಬಡ್ಡಿಯನ್ನು ನಿಷಿದ್ಧಗೊಳಿಸಿರುತ್ತಾನೆ. ಆದುದರಿಂದ ತನ್ನ ಪ್ರಭುವಿನ ವತಿಯಿಂದ ಈ ಉಪದೇಶ ತಲಪಿದಾತನು ಮುಂದೆ ಬಡ್ಡಿಯ ವ್ಯವಹಾರವನ್ನು ವರ್ಜಿಸಿದರೆ, ಗತಕಾಲದಲ್ಲಿ ತಿಂದುದು ತಿಂದಾಯಿತು ಮತ್ತು

الَّذِينَ يَأْكُلُونَ الرِّبَا أَلَّا يَفُومُونَ إِلَّا كَمَا يَقُومُ الَّذِينَ يَتَخَبَّطُهُ الشَّيْطَانُ مِنَ الْمَسِّ ذَلِكَ بِأَنَّهُمْ قَالُوا إِنَّمَا الْبَيْعُ مِثْلُ الرِّبَا وَأَحَلَّ اللَّهُ الْبَيْعَ وَحَرَّمَ الرِّبَا فَمَنْ جَاءَهُ مَوْعِظَةٌ مِنْ رَبِّهِ فَانْتَهَى فَلَهُ مَا سَلَفَ وَأَمْرُهُ إِلَى اللَّهِ وَمَنْ عَادُ فَلَيْسَ

97. ಅರಬರು ಹುಚ್ಚನನ್ನು 'ಮಜ್ನೂನ್' ಅರ್ಥಾತ್ ಸಮೋಹಿತನೆಂದು ಕರೆಯುತ್ತಿದ್ದರು. ಯಾವುದಾದರೂ ವ್ಯಕ್ತಿಯ ಬಗ್ಗೆ ಅವನು ಹುಚ್ಚನಾಗಿದ್ದಾನೆ ಎನ್ನಬೇಕಾದರೆ ಅವನಿಗೆ ಯಕ್ಷಬಾಧೆ ತಟ್ಟಿದೆ ಎನ್ನುತ್ತಿದ್ದರು. ಈ ನುಡಿಗಟ್ಟನ್ನೇ ಉಪಯೋಗಿಸಿ ಪವಿತ್ರ ಕುರಾನ್ ಬಡ್ಡಿಕೋರನನ್ನು ಬುದ್ಧಿಭ್ರಮಣೆಯಾದವನಿಗೆ ಹೋಲಿಸಿದೆ.

98. ಅರ್ಥಾತ್- ಅವರ ದೃಷ್ಟಿಕೋನದಲ್ಲಿರುವ ದೋಷವೇನೆಂದರೆ ಅವರು ವ್ಯಾಪಾರದಲ್ಲಿ ಅಸಲಿನ ಮೇಲೆ ಪಡೆಯಲಾಗುವ ಲಾಭ ಮತ್ತು ಬಡ್ಡಿಯ ನಡುವೆ ವ್ಯತ್ಯಾಸ ಕಲ್ಪಿಸುವುದಿಲ್ಲ. ಅವರದೂ ಒಂದೇ ತೆರನಾದವು ಎಂದು ಅವರು ಭಾವಿಸುತ್ತಾರೆ. ವ್ಯಾಪಾರದಲ್ಲಿ ತೊಡಗಿಸಲಾದ ಹಣಕ್ಕೆ ಲಾಭ ಧರ್ಮಸಮ್ಮತವೆಂದಾದರೆ, ಸಾಲ ನೀಡಲ್ಪಟ್ಟ ಹಣಕ್ಕೆ ಲಾಭ ಪಡೆದರೆ ಅದು ನಿಷಿದ್ಧವಾಗುವುದು ಹೇಗೆ? ಎಂದು ಅವರು ವಾದಿಸುತ್ತಿದ್ದರು.

ಅವರ ಪ್ರಕರಣವು ಅಲ್ಲಾಹನ ವಶವಿದೆ.” ಈ ಆದೇಶದ ಅನಂತರವೂ ಈ ಕೃತ್ಯವನ್ನು ಪುನರಾವರ್ತಿಸಿದರೆ, ಅಂತಹವರು ನರಕವಾಸಿಗಳಾಗಿದ್ದು ಸದಾ ಅಲ್ಲೇ ನರಳುತ್ತಿರುವರು.

أَصْحَابُ النَّارِ هُمْ فِيهَا خَالِدُونَ ﴿٧٩﴾

276. ಅಲ್ಲಾಹನು ಬಡ್ಡಿಯ ವ್ಯವಹಾರವನ್ನು ಅಳಿಸಿಬಿಡುತ್ತಾನೆ ಮತ್ತು ದಾನಧರ್ಮಗಳನ್ನು ವೃದ್ಧಿಸುತ್ತಾನೆ. ಅಲ್ಲಾಹನು ಕೃತಘ್ನ ದುಷ್ಕರ್ಮಿಗಳನ್ನು ಮೆಚ್ಚುವುದಿಲ್ಲ.

يَمْحَقُ اللَّهُ الرِّبَا وَيُرْبِي الصَّدَقَاتِ وَاللَّهُ لَا يُحِبُّ كُلَّ كَفَّارٍ أَثِيمٍ ﴿٧٩﴾

277. ವಿಶ್ವಾಸವಿರಿಸುವವರ, ಸತ್ಕರ್ಮಗಳನ್ನು ಮಾಡುವವರ, ನಮಾಝನ್ನು ಸಂಸ್ಥಾಪಿಸುವವರ ಮತ್ತು ಝಕಾತ್ ಕೊಡುವವರ ಪ್ರತಿಫಲ ನಿಶ್ಚಯವಾಗಿಯೂ ಅವರ ಪ್ರಭುವಿನ ಬಳಿ ಇದೆ. ಅವರಿಗೆ ಯಾವ ಭಯವೂ ವ್ಯಥೆಯೂ ಇರುವುದಿಲ್ಲ.

إِنَّ الَّذِينَ آمَنُوا وَعَمِلُوا الصَّالِحَاتِ وَ أَقَامُوا الصَّلَاةَ وَآتَوُا الزَّكَاةَ لَهُمْ أَجْرُهُمْ عِنْدَ رَبِّهِمْ وَوَلَا خَوْفٌ عَلَيْهِمْ وَوَلَا هُمْ يَحْزَنُونَ ﴿٨٠﴾

278. ಓ ಸತ್ಯವಿಶ್ವಾಸಿಗಳೇ! ಅಲ್ಲಾಹನನ್ನು ಭಯಪಡಿರಿ. ನೀವು ನಿಜಕ್ಕೂ ವಿಶ್ವಾಸಿಗಳಾಗಿರುವಿರಾದರೆ, ಜನರಿಂದ ನಿಮಗೆ ಬರತಕ್ಕ ಬಡ್ಡಿಯನ್ನು ಬಿಟ್ಟುಬಿಡಿರಿ.

يَا أَيُّهَا الَّذِينَ آمَنُوا اتَّقُوا اللَّهَ وَذَرُوا مَا بَقِيَ مِنَ الرِّبَا إِن كُنتُمْ مُؤْمِنِينَ ﴿٨٠﴾

279. ನೀವು ಹಾಗೆ ಮಾಡದಿದ್ದರೆ ಅಲ್ಲಾಹ್ ಮತ್ತು ಅವನ ಸಂದೇಶವಾಹಕರ ಕಡೆಯಿಂದ ನಿಮ್ಮ ವಿರುದ್ಧ ಯುದ್ಧ ಘೋಷಣೆಯಿದೆಯೆಂದು ನಿಮಗೆ ತಿಳಿದಿರಲಿ. 100 ಇನ್ನಾದರೂ ಪಶ್ಚಾತ್ತಾಪ ಪಟ್ಟರೆ (ಮತ್ತು ಬಡ್ಡಿಯನ್ನು ವರ್ಜಿಸಿದರೆ) ಅಸಲು ಹಣ ಪಡೆಯಲು ನೀವು ಹಕ್ಕುದಾರರಾಗಿರುತ್ತೀರಿ. ನೀವು ಅಕ್ರಮವೆಸಗಲೂ ಬಾರದು. ನಿಮ್ಮ ಮೇಲೆ ಅಕ್ರಮವಾಗಲೂ ಬಾರದು.

فَإِن لَّمْ تَفْعَلُوا فَأْذَنُوا بِحَرْبٍ مِّنَ اللَّهِ وَرَسُولِهِ وَإِن تُبْتِغُوا فَلََكُمْ رُوْسُ أَمْوَالِكُمْ لَا تَظْلِمُونَ وَلَا تُظْلَمُونَ ﴿٨١﴾

99. ಅವನು ತಿಂದು ಬಿಟ್ಟು ಬಡ್ಡಿಯನ್ನು ಅಲ್ಲಾಹನು ಮನ್ನಿಸುತ್ತಾನೆಂದು ಇಲ್ಲಿ ಹೇಳಲಾಗಿಲ್ಲ. ಬದಲಾಗಿ ಅದರ ತೀರ್ಮಾನ ಅಲ್ಲಾಹನ ಕೈಯಲ್ಲಿದೆ ಎಂದು ಹೇಳಲಾಗಿದೆ. ಆದ್ದರಿಂದ "ತಿಂದುದು ತಿಂದಾಯಿತು" ಎಂದು ಹೇಳಿದರೆ ಅದನ್ನು ಅಲ್ಲಾಹನು ಕ್ಷಮಿಸಿದ್ದಾನೆ ಎಂದು ಅರ್ಥವಲ್ಲ. ಬದಲಾಗಿ ಆ ಮೂಲಕ ಕಾನೂನಿನಲ್ಲಿರುವ ರಿಯಾಯಿತಿಯನ್ನು ಮಾತ್ರ ಸೂಚಿಸಲಾಗಿದೆ. ಅಂದರೆ ಒಬ್ಬನು ಬಡ್ಡಿ ತಿಂದಿದ್ದರೆ ಅದನ್ನು ಮರಳಿಸುವ ಬೇಡಿಕೆಯನ್ನು ಕಾನೂನಿನ ಮೂಲಕ ಮುಂದಿಡಲಾಗದೆಂದು ಈ ಸೂಕ್ತ ಸೂಚಿಸುತ್ತದೆ.

100. ಈ ಸೂಕ್ತ ಮಕ್ಕಾ ವಿಜಯದ ನಂತರ ಅವತೀರ್ಣಗೊಂಡಿತ್ತು. ಆಗ ಅರಬ್ ಜಗತ್ತು ಇಸ್ಲಾಮಿ ಸರಕಾರದ ಅಧೀನವಾಗಿತ್ತು. ಅದಕ್ಕೆ ಮೊದಲು ಬಡ್ಡಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಲಾಗಿತ್ತಾದರೂ ಅದನ್ನು ಕಾನೂನಿನ ಮೂಲಕ ನಿಷೇಧಿಸಲಾಗಿರಲಿಲ್ಲ. ಈ ಸೂಕ್ತ ಅವತೀರ್ಣವಾದ ನಂತರ ಇಸ್ಲಾಮಿ ಸರಕಾರದ ಸರಹದ್ದಿನೊಳಗೆ ಬಡ್ಡಿಯ ವ್ಯವಹಾರ ನಡೆಸುವುದು ಒಂದು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲ್ಪಟ್ಟಿತು. ಈ ಸೂಕ್ತದ ಕೊನೆಯ ಪದಗಳ ಆಧಾರದಲ್ಲಿ ಹ. ಇಬ್ನು ಅಬ್ದಾಸ್, ಹ. ಹಸನ್ ಬಸರೀ, ಹ. ಇಬ್ನು ಸೀನ್ ಮತ್ತು ಹ. ರಬೀಅ್ ಬಿನ್ ಅನಸ್(ರ) ಅವರ ಪ್ರಕಾರ ಇಸ್ಲಾಮಿ ಸಾಮ್ರಾಜ್ಯದಲ್ಲಿ ಬಡ್ಡಿ ತಿನ್ನುವವನನ್ನು ಬಡ್ಡಿ ವ್ಯವಹಾರ ತ್ಯಜಿಸಿ ಪಶ್ಚಾತ್ತಾಪ ಪಡುವಂತೆ ಒತ್ತಾಯಿಸಬೇಕು. ಅದಕ್ಕೆ ಅವನು ಸಿದ್ಧನಾಗದಿದ್ದರೆ ಅವನನ್ನು ವಧಿಸಬೇಕು. ಇತರ ಕರ್ಮಶಾಸ್ತ್ರಜ್ಞರ ಪ್ರಕಾರ ಅಂತಹ ವ್ಯಕ್ತಿಯನ್ನು ಬಂಧಿಸಿ, ಬಡ್ಡಿಯ ವ್ಯವಹಾರವನ್ನು ತ್ಯಜಿಸುವ ವಚನ ನೀಡುವ ತನಕವೂ ಅವನನ್ನು ಬಂಧನದಲ್ಲಿರಿಸಿದರೆ ಸಾಕಾಗುತ್ತದೆ.

280. ನಿಮ್ಮ ಸಾಲಗಾರನು 'ಕಾಸಿಲ್ಲದವನಾದರೆ' ಅವನಿಗೆ ಸುಸ್ಥಿತಿ ಯುಂಟಾಗುವ ತನಕ ಸಮಯಾವಕಾಶ ಕೊಡಿರಿ ಮತ್ತು ನೀವು ದಾನರೂಪದಲ್ಲಿ ಸಾಲವನ್ನೇ ಬಿಟ್ಟು ಕೊಟ್ಟರೆ ಅದು ನಿಮ್ಮ ಮಟ್ಟಿಗೆ ಇನ್ನಷ್ಟು ಉತ್ತಮವಾಗಿರುವುದು, ನೀವು ಅರಿತವರೇ ಆಗಿದ್ದರೆ.¹⁰¹

وَإِنْ كَانَ ذُو عُسْرَةٍ فَنَظِرَةٌ إِلَىٰ مَيْسَرَةٍ ۗ وَأَنْ تَصَدَّقُوا خَيْرٌ لَّكُمْ إِنْ كُنْتُمْ تَعْلَمُونَ ﴿٢٨٠﴾

281. ನೀವು ಅಲ್ಲಾಹನ ಕಡೆಗೆ ಮರಳಿಸಲ್ಪಡುವ ದಿನದ ಅವಮಾನ ಹಾಗೂ ಕಷ್ಟಗಳಿಂದ ಭಯಪಡಿರಿ. ಅಲ್ಲಿ ಪ್ರತಿಯೊಬ್ಬನಿಗೂ ಅವನು ಗಳಿಸಿದ ಪುಣ್ಯ ಅಥವಾ ಪಾಪಗಳ ಸರ್ವ ಸಂಪೂರ್ಣ ಪ್ರತಿಫಲ ಸಿಗುವುದು ಮತ್ತು ಯಾರ ಮೇಲೂ ಎಷ್ಟು ಮಾತ್ರಕ್ಕೂ ಅನ್ಯಾಯವಾಗಲಾರದು.

وَاتَّقُوا يَوْمًا تُرْجَعُونَ فِيهِ إِلَىٰ اللَّهِ ثُمَّ تُوَفَّىٰ كُلُّ نَفْسٍ مَا كَسَبَتْ وَهُمْ لَا يُظْلَمُونَ ﴿٢٨١﴾

282. ಓ ಸತ್ಯವಿಶ್ವಾಸಿಗಳೇ! ನೀವು ಅವಧಿಯನ್ನು ನಿಶ್ಚಯಿಸಿಕೊಂಡು ಪರಸ್ಪರ ಸಾಲದ ಲೇವಾದೇವಿ¹⁰² ಮಾಡುವಾಗ ಅದನ್ನು ಬರೆದಿಟ್ಟುಕೊಳ್ಳಿರಿ. ಬರಹಗಾರನೊಬ್ಬನು ಉಭಯತ್ರದಲ್ಲಿ ಯಾರಿಗೂ ಅನ್ಯಾಯವಾಗದಂತೆ ಕರಾರು ಪತ್ರ ಬರೆಯಬೇಕು. ಅಲ್ಲಾಹನು ಯಾರಿಗೆ ಬರವಣಿಗೆಯ ಅರ್ಹತೆ ಪ್ರದಾನ ಮಾಡಿರುವನೋ ಅವನು ಬರೆಯಲು ನಿರಾಕರಿಸಬಾರದು. ಅವನು ಬರೆಯಬೇಕು. ಸಾಲಕ್ಕೆ ಬಾಧ್ಯಸ್ಥನಾದವನು (ಸಾಲ ಪಡೆಯುವವನು) ಒಕ್ಕಣೆಯನ್ನು ಬರೆಯಿಸಬೇಕು. ಅವನು ತನ್ನ ಪ್ರಭುವಾದ ಅಲ್ಲಾಹನನ್ನು ಭಯಪಡಬೇಕು. ಇತ್ಯರ್ಥಗೊಂಡ ವ್ಯವಹಾರದಲ್ಲಿ ತಾರತಮ್ಯ ಮಾಡಬಾರದು. ಆದರೆ ಸಾಲ ಪಡೆದವನು ಅಲ್ಪಮತಿ ಅಥವಾ ದುರ್ಬಲನಾಗಿದ್ದರೆ ಅಥವಾ ಒಕ್ಕಣೆ ಹೇಳಲಾರದವನಾಗಿದ್ದರೆ ಅವನ ರಕ್ಷಕನು ನ್ಯಾಯ ಪೂರ್ಣವಾಗಿ ಒಕ್ಕಣೆ ಬರೆಯಿಸಬೇಕು. ಅನಂತರ ನಿಮ್ಮ ಪುರುಷರ ಪೈಕಿ ಇಬ್ಬರನ್ನು ಸಾಕ್ಷಿಯಾಗಿರಿಸಿಕೊಳ್ಳಬೇಕು. ಇಬ್ಬರು ಪುರುಷರು ಸಿಗದಿದ್ದರೆ, ಒಬ್ಬ ಪುರುಷನೂ ಇಬ್ಬರು ಸ್ತ್ರೀಯರೂ ಬೇಕು. ಇದು ಒಬ್ಬಳು ಮರೆತು ಬಿಟ್ಟರೆ ಇನ್ನೊಬ್ಬಳು ನೆನಪಿಗೆ

يَا أَيُّهَا الَّذِينَ آمَنُوا إِذَا تَدَايَنْتُمْ بِدِينٍ إِلَىٰ آجَلٍ مَّسْئِيٍّ فَكَتُبُوهُ ۗ وَكَيْتُبُ بَيْنَكُمْ كَاتِبٌ بِالْعَدْلِ ۗ وَلَا يُأْبَىٰ كَاتِبٌ أَنْ يَكْتُبَ كَمَا عَلَّمَهُ اللَّهُ ۗ فَلْيَكْتُبْ وَلْيُمْلِلِ الَّذِينَ عَلَيْهِ الْحَقُّ وَلْيَتَّقِ اللَّهَ رَبَّهُ وَلَا يَبْخَسْ مِنْهُ شَيْئًا ۗ فَإِنْ كَانَ الَّذِي عَلَيْهِ الْحَقُّ سَفِيهًا أَوْ ضَعِيفًا أَوْ لَا يَسْطِيعُ أَنْ يُمِلَّ ۗ هُوَ فَلْيُمْلِلْ وَلِيَّهُ بِالْعَدْلِ ۗ وَأَسْتَشْهِدُوا شَهِيدَيْنِ مِنْ رَجَالِكُمْ فَإِنْ لَمْ يَكُونَا رَجُلَيْنِ فَرَجُلٌ وَامْرَأَتٌ مِمَّنْ تَرْضَوْنَ مِنَ الشَّاهِدَاتِ ۗ إِنْ تَضَلَّ أَحَدُهُمَا فَتَدْرِكْهُمَا الْآخَرَىٰ ۗ

101. ಈ ಸೂಕ್ತದ ಆಧಾರದಲ್ಲಿ ಪರಿಗಣಿಸಲಾದ ನಿಯಮವೇನೆಂದರೆ ಸಾಲ ಮರುಪಾವತಿ ಮಾಡಲಾಗುವ ಸ್ಥಿತಿಯಲ್ಲಿರುವ ಸಾಲಗಾರನಿಗೆ ಇನ್ನಷ್ಟು ಕಾಲಾವಕಾಶ ನೀಡುವಂತೆ ಸಾಲ ನೀಡಿದವರನ್ನು ಇಸ್ಲಾಮಿ ನ್ಯಾಯಾಲಯ ಒತ್ತಾಯಿಸಬಹುದು. ಕೆಲವೊಮ್ಮೆ ಸಾಲವನ್ನು ಆಂತಿಕವಾಗಿ ಅಥವಾ ಪೂರ್ತಿಯಾಗಿ ಮನ್ನಾ ಮಾಡಿಸುವ ಅಧಿಕಾರವೂ ಅದಕ್ಕಿರುವುದು. ಕರ್ಮಶಾಸ್ತ್ರಜ್ಞರು ನೀಡಿರುವ ವಿವರಗಳ ಪ್ರಕಾರ ಒಬ್ಬ ವ್ಯಕ್ತಿಯ ವಾಸದ ಮನೆ, ಅಡುಗೆಯ ಪಾತ್ರೆಗಳು, ಉಡುಪು ಬಟ್ಟೆ ಮತ್ತು ಉಪಜೀವನಕ್ಕಾಗಿ ಬಳಸುವ ಸಲಕರಣೆಗಳನ್ನು ಎಂತಹ ಪರಿಸ್ಥಿತಿಯಲ್ಲೂ ವಶಪಡಿಸಿಕೊಳ್ಳುವಂತಿಲ್ಲ.

102. ಇದರಿಂದ ಸಾಲಕ್ಕೆ ಅವಧಿಯನ್ನು ನಿಶ್ಚಯಿಸಬೇಕು ಎಂಬ ವಿಧಿ ಹೊರಡುತ್ತದೆ.

ತರಲಿಕ್ಕಾಗಿ. ಈ ಸಾಕ್ಷಿದಾರರು ನಿಮ್ಮೊಳಗಿನ ಸ್ವೀಕಾರಾರ್ಹ ಸಾಕ್ಷಿದಾರರಲ್ಲಾಗಿರಬೇಕು. ಸಾಕ್ಷಿದಾರರೊಡನೆ ಸಾಕ್ಷಿ ನಿಲ್ಲಲು ಹೇಳಿದಾಗ ಅವರು ನಿರಾಕರಿಸಬಾರದು. ವ್ಯವಹಾರವು ಚಿಕ್ಕದಿರಲಿ ಅಥವಾ ದೊಡ್ಡದಿರಲಿ-ಅವಧಿಯ ನಿರ್ಣಯದೊಂದಿಗೆ ಅದರ ಕರಾರು ಪತ್ರವನ್ನು ಬರೆಯಿಸಿಕೊಳ್ಳುವುದರ ಬಗ್ಗೆ ಉದಾಸೀನ ರಾಗದಿರಿ. ಈ ಕ್ರಮವು ಅಲ್ಲಾಹನ ಬಳಿ ನಿಮಗೆ ಹೆಚ್ಚು ನ್ಯಾಯಬದ್ಧವಾಗಿದೆ. ಇದರಿಂದ ಸಾಕ್ಷಿ ನೆಲೆಗೊಳ್ಳಲು ಹೆಚ್ಚು ಸುಲಭವಾಗುತ್ತದೆ ಮತ್ತು ನೀವು ಸಂಶಯಗ್ರಸ್ತರಾಗುವ ಸಂಭಾವ್ಯತೆಯು ಕಡಿಮೆಯಾಗುತ್ತದೆ. ನೀವು ಪರಸ್ಪರ ಕೈ ಬದಲಾವಣೆಯೊಂದಿಗೆ ಮಾಡಿಕೊಳ್ಳುವ ವ್ಯಾಪಾರ ಸಂಬಂಧ ಲೇವಾದೇವಿಗಳನ್ನು ಬರೆದಿಡದಿದ್ದರೆ ದೋಷವಿಲ್ಲ. ಆದರೆ ವ್ಯಾಪಾರ ವ್ಯವಹಾರಗಳನ್ನು ಇತ್ಯರ್ಥಪಡಿಸಿಕೊಳ್ಳುವಾಗ ಸಾಕ್ಷಿ ದಾರರನ್ನು ಇರಿಸಿಕೊಳ್ಳಿರಿ. ಬರಹಗಾರರನ್ನೂ ಸಾಕ್ಷಿದಾರರನ್ನೂ ಸತಾಯಿಸಬಾರದು. ಹಾಗೆ ಮಾಡಿದರೆ ಅದು ನೀವು ಮಾಡುವ ಪಾಪವಾಗುವುದು. ಅಲ್ಲಾಹನ ಕ್ರೋಧದಿಂದ ಭಯಪಡಿರಿ. ಅವನು ನಿಮಗೆ ಸರಿಯಾದ ಕರ್ಮವಿಧಾನದ ಶಿಕ್ಷಣವನ್ನೀಯುತ್ತಾನೆ ಮತ್ತು ಅವನು ಸರ್ವ ವಿಷಯಗಳ ಅಭಿಜ್ಞನಾಗಿರುತ್ತಾನೆ.

283. ನೀವು ಪ್ರಯಾಣದಲ್ಲಿದ್ದು ಕರಾರುಪತ್ರವನ್ನು ಬರೆಯಿಸಲು ಬರಹಗಾರನಾರೂ ಸಿಗದಿದ್ದರೆ, ಅಡವು ಪಡೆದು ವ್ಯವಹಾರ ನಡೆಸಿಕೊಳ್ಳಿರಿ.¹⁰³ ನೀವು ಪರಸ್ಪರ ವಿಶ್ವಾಸವಿರಿಸಿಕೊಂಡು ವ್ಯವಹಾರವನ್ನೇನಾದರೂ ನಡೆಸಿಕೊಂಡರೆ, ವಿಶ್ವಾಸವಿರಿಸಲ್ಪಟ್ಟಾತನು 'ಅಮಾನತ'ನ್ನು (ಅಡವು ಪಡೆದ ವಸ್ತುವನ್ನು) ಹಿಂದಿರುಗಿಸಬೇಕು ಮತ್ತು ತನ್ನ ಪಾಲಕ ಪ್ರಭುವಾದ ಅಲ್ಲಾಹನನ್ನು ಭಯಪಡಬೇಕು. ನೀವು ಸಾಕ್ಷ್ಯವನ್ನು ಅಡಗಿಸಬೇಡಿರಿ. ಸಾಕ್ಷ್ಯವನ್ನಡಗಿಸುವಾತನ ಹೃದಯವು ಪಾಪ ಕಲುಷಿತವಾಗಿದೆ ಮತ್ತು ಅಲ್ಲಾಹನು ನಿಮ್ಮ ಕರ್ಮಗಳಿಂದ ಅಜ್ಞನಾಗಿಲ್ಲ.

284. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದು.

وَلَا يَأْبَ الشُّهَدَاءُ إِذْ مَا دُعُوا وَلَا
تَسْمَعُوا أَنْ تَكْتُبُوهُ صَغِيرًا أَوْ كَبِيرًا إِلَىٰ
أَجَلِهِ ذَٰلِكُمْ أَفْطَىٰ عِنْدَ اللَّهِ وَأَقْوَمُ لِلشُّهَادَةِ
وَإِذْ تَرْتَابُوا إِلَّا أَنْ تَكُونَ تِجَارَةً
حَاضِرَةً تُدِيرُونَهَا بَيْنَكُمْ فَلَيْسَ عَلَيْكُمْ
جُنَاحٌ أَلَّا تَكْتُبُوهَا وَأَشْهَدُوا إِذَا تَبَايَعْتُمْ
وَلَا يُضَارَ كَاتِبٌ وَلَا شَهِيدٌ وَإِنْ
تَفَعَّلُوا فَاِنَّهُ فُسُوقٌ بِكُمْ وَاتَّقُوا اللَّهَ
وَيُعَلِّمُكُمُ اللَّهُ وَاللَّهُ بِكُلِّ شَيْءٍ عَلِيمٌ ﴿٢٨٣﴾

وَإِنْ كُنْتُمْ عَلَىٰ سَفَرٍ وَلَمْ تَجِدُوا كَاتِبًا
فَرِهْنِ مَّقْبُوضَةً فَإِنْ أَنْ مِّنْ بَعْضِكُمْ
بَعْضًا فَلْيُؤَدِّ الَّذِي أُؤْتِنَ أَمَانَتَهُ وَلْيَتَّقِ
اللَّهَ رَبَّهُ وَلَا تَكْتُمُوا الشَّهَادَةَ وَمَنْ
يَكْتُمْهَا فَاِنَّهُ إِثْمٌ قَلْبُهُ وَاللَّهُ بِمَا
تَعْمَلُونَ عَلِيمٌ ﴿٢٨٤﴾

اللَّهُ مَا فِي السَّمَوَاتِ وَمَا فِي الْأَرْضِ وَإِنْ

103. ಅಡವು ಪಡೆಯುವುದರ ಉದ್ದೇಶವು ಸಾಲ ಕೊಡುವಾತನಿಗೆ ಅದರ ಮರುಪಾವತಿಯ ಬಗ್ಗೆ ಸಮಾಧಾನವಾಗುವುದು ಮಾತ್ರ. ಆದರೆ ತಾನು ಕೊಟ್ಟ ಸಂಪತ್ತಿಗೆ ಪ್ರತಿಯಾಗಿ ಅಡವಿಟ್ಟ ವಸ್ತುವಿನಿಂದ ಪ್ರಯೋಜನ ಪಡೆಯುವ ಅಧಿಕಾರ ಅವನಿಗಿಲ್ಲ. ಏಕೆಂದರೆ ಅದು ಬಡ್ಡಿ ಎನಿಸಿ ಕೊಳ್ಳುವುದು. ಆದರೆ ಯಾವುದೇ ಜಾನುವಾರನ್ನು ಅಡವಿಡಲಾಗಿದ್ದರೆ ಅದರ ಹಾಲನ್ನು ಉಪಯೋಗಿಸ ಬಹುದು. ಹಾಗೆಯೇ ಸವಾರಿ ಮತ್ತು ಸರಕು ಸಾಗಣೆಗಾಗಿಯೂ ಅದನ್ನು ಬಳಸಬಹುದು. ಇದು ವಾಸ್ತವದಲ್ಲಿ ಅಡವು ಪಡೆದಾತನು ಜಾನುವಾರಿಗೆ ಕೊಡುವ ಮೇವಿನ ಪ್ರತಿಫಲವಾಗಿದೆ.

ನಿಮ್ಮ ಮನದಿಂಗಿತಗಳನ್ನು ನೀವು ಬಹಿರಂಗಗೊಳಿಸಿದರೂ ಬಚ್ಚಿಟ್ಟರೂ ಅಲ್ಲಾಹನು ನಿಮ್ಮಿಂದ ಅವುಗಳ ಲೆಕ್ಕಾಚಾರ ಪಡೆದೇ ತಿರುವನು. ಅನಂತರ ತನಗಿಷ್ಟ ಬಂದವರನ್ನು ಕ್ಷಮಿಸುವ ಮತ್ತು ತನಗಿಷ್ಟ ಬಂದವರನ್ನು ಶಿಕ್ಷಿಸುವ ಅಧಿಕಾರ ಅವನಿಗಿದೆ. ಅಲ್ಲಾಹನು ಪ್ರತಿಯೊಂದು ವಿಷಯದಲ್ಲಿ ಅಧಿಕಾರವಿರುವವನಾಗಿರುತ್ತಾನೆ.


285. ಸಂದೇಶವಾಹಕರು ತನ್ನ ಪ್ರಭುವಿನ ವತಿಯಿಂದ ಅವತೀರ್ಣಗೊಂಡುದರ ಮೇಲೆ ವಿಶ್ವಾಸವಿರಿಸಿದ್ದಾರೆ ಮತ್ತು ಈ ಸಂದೇಶವಾಹಕರ ಮೇಲೆ ವಿಶ್ವಾಸವಿಡುವವರು ಸಹ ಈ ಬೋಧನೆಯನ್ನು ಹೈತ್ಯರ್ವಕ ಸ್ವೀಕರಿಸಿದ್ದಾರೆ. ಇವರೆಲ್ಲರೂ ಅಲ್ಲಾಹನಲ್ಲಿಯೂ ಅವನ ದೇವಚರರಲ್ಲಿಯೂ ಅವನ ದಿವ್ಯಗ್ರಂಥಗಳಲ್ಲಿಯೂ ಅವನ ಸಂದೇಶವಾಹಕರಲ್ಲಿಯೂ ವಿಶ್ವಾಸವಿರಿಸುತ್ತಾರೆ. "ನಾವು ಅಲ್ಲಾಹನ ಸಂದೇಶವಾಹಕರ ನಡುವೆ ಯಾವತ್ತು ತಾರತಮ್ಯವನ್ನಿರಿಸುವುದಿಲ್ಲ. ನಾವು ಆಜ್ಞೆಯನ್ನು ಆಲಿಸಿದವು ಮತ್ತು ಅನುಸರಣೆಯನ್ನು ಸ್ವೀಕರಿಸಿದವು. ನಮ್ಮ ಪ್ರಭೂ, ನಾವು ನಿನ್ನಿಂದ ಪಾಪವಿಮೋಚನೆಯನ್ನು ಬಯಸುತ್ತೇವೆ ಮತ್ತು ನಮಗೆ ನಿನ್ನ ಕಡೆಗೇ ಮರಳಲಿಕ್ಕಿದೆ" ಎಂದು ಅವರನ್ನುತ್ತಾರೆ.

286. ಅಲ್ಲಾಹನು ಯಾವ ಜೀವಿಯ ಮೇಲೂ ಅವನ ಶಕ್ತಿಗೆ ಮೀರಿದ ಹೊಣೆ ಹೊರಿಸುವುದಿಲ್ಲ. ಪ್ರತಿಯೊಬ್ಬನು ಗಳಿಸಿದ ಪುಣ್ಯದ ಫಲ ಅವನಿಗೆ ಸಿಗುವುದು ಮತ್ತು ಅವನು ಶೇಖರಿಸಿದ ಪಾಪದ ದಂಡವೂ ಅವನ ಮೇಲೆಯೇ ಇರುವುದು. (ಓ ಸತ್ಯವಿಶ್ವಾಸಿಗಳೇ! ನೀವು ಹೀಗೆ ಯಾಚಿಸಿರಿ:) ಓ ನಮ್ಮ ಪ್ರಭೂ, ನಮ್ಮಿಂದ ಪ್ರಮಾದವಶಾತ್ ಅಪರಾಧಗಳಾಗಿಬಿಟ್ಟರೆ ಅವುಗಳಿಗಾಗಿ ನಮ್ಮನ್ನು ಹಿಡಿಯಬೇಡ. ಪ್ರಭೂ, ನಮ್ಮ ಪೂರ್ವಿಕರ ಮೇಲೆ ಹೊರಿಸಿದಂತಹ ಹೊರೆಯನ್ನು ನಮ್ಮ ಮೇಲೆ ಹೊರಿಸಬೇಡ. ಓ ನಮ್ಮ ಪ್ರಭೂ, ನಮ್ಮಿಂದ ಹೊರಲು ಸಾಧ್ಯವಾಗದ ಹೊರೆಯನ್ನು ನಮ್ಮ ಮೇಲೆ ಹೊರಿಸಬೇಡ. ನಮ್ಮ ಪಾಪಗಳನ್ನು ಪರಿಹರಿಸು, ನಮ್ಮನ್ನು ಕ್ಷಮಿಸು, ನಮ್ಮ ಮೇಲೆ ಕೃಪೆದೋರು. ನೀನೇ ನಮ್ಮ ಒಡೆಯ. ಸತ್ಯನಿಷೇಧಿಗಳ ಎದುರು ನಮಗೆ ಸಹಾಯ ಮಾಡು.

تُبُّوْا مَا فِيْ اَنْفُسِكُمْ اَوْ تَخْفَوْا يَحْسِبْكُمُ
بِهٖ اللّٰهُ فَيَغْفِرْ لِمَنْ يَّشَاءُ وَيُعَذِّبُ مَنْ
يَّشَاءُ ۗ وَاللّٰهُ عَلَىٰ كُلِّ شَيْءٍ قَدِيْرٌ ﴿٢٨٥﴾

اَمِّنَ الرَّسُوْلُ بِمَا اُنزِلَ اِلَيْهِ مِنْ رَّبِّهِ
وَالْمُؤْمِنُوْنَ كُلُّهُمْ بِاللّٰهِ وَرُسُلِهِ
وَلَمْ يَكُنْ مِنْهُمْ اَنْفُسًا اَوْ تَخْفَوْا
يَحْسِبْكُمُ اللّٰهُ فَيَغْفِرْ لِمَنْ يَّشَاءُ
وَيُعَذِّبُ مَنْ يَّشَاءُ ۗ وَاللّٰهُ عَلَىٰ
كُلِّ شَيْءٍ قَدِيْرٌ ﴿٢٨٥﴾

لَا يُكَلِّفُ اللّٰهُ نَفْسًا اِلَّا وُسْعَهَا ۗ لَهَا
مَا كَسَبَتْ وَعَلَيْهَا مَا كَسَبَتْ رَبًّا لَا
تُؤْخَذُ بِاِنْ نَسِيَْنَا اَوْ اَخْطَاْنَا رَبَّنَا
وَلَا تَحْمِلُ عَلَيْنَا اِصْرًا كَمَا حَمَلْتَهُ
عَلَى الَّذِيْنَ مِنْ قَبْلِنَا ۗ رَبَّنَا وَلَا تَحْمِلْنَا
مَا لَا طَاقَةَ لَنَا بِهِ ۗ وَاعْفُ عَنَّا ۗ
وَاعْفُ لَنَا ۗ وَارْحَمْنَا ۗ اَنْتَ مَوْلَانَا
فَاَنْصُرْنَا عَلَى الْقَوْمِ الْكَافِرِيْنَ ﴿٢٨٦﴾



(ಅವತೀರ್ಣ - ಮದೀನಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಅಲಿಫ್ ಲಾಮ್‌ಮಿಮ್.
2. ಅಲ್ಲಾಹ್- ಅವನ ಅಸ್ತಿತ್ವವು ಚಿರಂತನವಾಗಿದ್ದು, ವಿಶ್ವ ವ್ಯವಸ್ಥಾಪನೆ ಮಾಡುತ್ತಲಿದೆ. ವಸ್ತುತಃ ಅವನ ಹೊರತು ಅನ್ಯ ಆರಾಧ್ಯನಿಲ್ಲ.
3. ಓ ಪೈಗಂಬರರೇ, ಅವನು ನಿಮ್ಮ ಮೇಲೆ ಈ ಗ್ರಂಥವನ್ನು ಅವತೀರ್ಣಗೊಳಿಸಿದನು. ಇದು ಸತ್ಯವನ್ನು ತಂದಿದೆ. ಇದು ಈ ಹಿಂದೆ ಬಂದಿದ್ದ ಗ್ರಂಥಗಳನ್ನು ದೃಢೀಕರಿಸುತ್ತದೆ. ಇದಕ್ಕಿಂತ ಮುಂಚೆ ಅವನು ಮಾನವನ ಸನ್ಮಾರ್ಗದರ್ಶನಕ್ಕಾಗಿ ತೌರಾತ್ ಮತ್ತು ಇಂಜೀಲನ್ನು ಅವತೀರ್ಣಗೊಳಿಸಿದ್ದನು ಮತ್ತು ಅವನು (ಸತ್ಯಾಸತ್ಯತೆಗಳ ತಾರತಮ್ಯ ತೋರಿಸುವ) ಒರೆಗಲ್ಲನ್ನೂ ಅವತೀರ್ಣಗೊಳಿಸಿರುತ್ತಾನೆ.
4. ಇನ್ನು ಅಲ್ಲಾಹನ ಆದೇಶಗಳನ್ನು ನಿರಾಕರಿಸುವವರಿಗೆ ನಿಶ್ಚಯವಾಗಿಯೂ ಘೋರ ಶಿಕ್ಷೆ ಸಿಗುವುದು. ಅಲ್ಲಾಹನು ಅತ್ಯಂತ ಶಕ್ತಿಯುಳ್ಳವನು ಮತ್ತು ಪಾಪಕಾರ್ಯಗಳಿಗೆ ತಕ್ಕ ಪ್ರತೀಕಾರ (ಶಿಕ್ಷೆ) ಮಾಡುವವನಾಗಿರುವನು.
5. ಭೂಮಿಯ ಮತ್ತು ಆಕಾಶದ ಯಾವ ವಸ್ತುವೂ ಅಲ್ಲಾಹನಿಂದ ಮರೆಯಾಗಿರುವುದಿಲ್ಲ.
6. ನಿಮ್ಮ ಮಾತೆಯರ ಗರ್ಭಗಳಲ್ಲಿ ತನಗಿಷ್ಟ ಬಂದ ರೂಪವನ್ನು ನಿಮಗೆ ಕೊಡುವಾತನು ಅವನೇ. ಪ್ರಬಲನೂ ಯುಕ್ತಿಪೂರ್ಣನೂ ಆಗಿರುವ ಅವನ ಹೊರತು ಅನ್ಯ ಆರಾಧ್ಯನಿಲ್ಲ.



بِسْمِ اللَّهِ الرَّحْمَنِ الرَّحِيمِ

الْم

اللَّهُ لَا إِلَهَ إِلَّا هُوَ الْحَيُّ الْقَيُّومُ

نَزَّلَ عَلَيْكَ الْكِتَابَ بِالْحَقِّ مُصَدِّقًا لِمَا بَيْنَ يَدَيْهِ وَأَنزَلَ التَّوْرَةَ وَالْإِنْجِيلَ
مِن قَبْلُ هُدًى لِّلنَّاسِ وَأَنزَلَ الْفُرْقَانَ

إِنَّ الَّذِينَ كَفَرُوا بِآيَاتِ اللَّهِ لَهُمْ عَذَابٌ
شَدِيدٌ وَاللَّهُ عَزِيزٌ ذُو انْتِقَامٍ

إِنَّ اللَّهَ لَا يَخْفَى عَلَيْهِ شَيْءٌ فِي الْأَرْضِ
وَلَا فِي السَّمَاءِ

هُوَ الَّذِي يُصَوِّرُكُمْ فِي الْأَرْحَامِ كَيْفَ
يَشَاءُ لَا إِلَهَ إِلَّا هُوَ الْعَزِيزُ الْحَكِيمُ

7. (ಓ ಪೈಗಂಬರರೇ) ಅವನೇ ಈ ಗ್ರಂಥವನ್ನು ನಿಮ್ಮ ಮೇಲೆ ಅವತೀರ್ಣಗೊಳಿಸಿದನು. ಈ ಗ್ರಂಥದಲ್ಲಿ ಎರಡು ಬಗೆಯ ಸೂಕ್ತಗಳಿವೆ. ಒಂದು, ಗ್ರಂಥದ ಮೂಲಾಧಾರವಾಗಿರುವ ಮುಹ್ಯಮಾತ್¹ ಇನ್ನೊಂದು ಮುತಶಾಬಿಹಾತ್.² ಹೃದಯಗಳಲ್ಲಿ ಕೊಂಕುಳ್ಳವರು ಕ್ಷೋಭೆ ಎಬ್ಬಿಸಲಿಕ್ಕಾಗಿ 'ಮುತಶಾಬಿಹಾತ್'ಗಳ ಬೆನ್ನು ಹತ್ತುತ್ತಾರೆ ಮತ್ತು ಅವುಗಳ ದುರ್ವ್ಯಾಖ್ಯಾನ ಮಾಡಲು ಪ್ರಯತ್ನಿಸುತ್ತಾರೆ. ವಸ್ತುತಃ ಅವುಗಳ ನಿಜಾರ್ಥವನ್ನು ಅಲ್ಲಾಹನ ಹೊರತು ಇನ್ನಾರೂ ಬಲ್ಲವರಿಲ್ಲ. ಇದಕ್ಕೆ ವ್ಯತಿರಿಕ್ತವಾಗಿ ಜ್ಞಾನದಲ್ಲಿ ಪರಿಪಕ್ವತೆ ಹೊಂದಿದವರು, "ನಾವು ಇವುಗಳ ಬಗ್ಗೆ ವಿಶ್ವಾಸ ತಳೆದಿದ್ದೇವೆ- ಇವೆಲ್ಲ ನಮ್ಮ ಪ್ರಭುವಿನ ವತಿಯಿಂದಲೇ ಆಗಿರುತ್ತವೆ" ಎನ್ನುತ್ತಾರೆ.³ ಯಾವುದರಿಂದಲೇ ಆದರೂ ಬುದ್ಧಿಜೀವಿಗಳು ಮಾತ್ರ ಸರಿಯಾದ ಪಾಠ ಪಡೆಯುತ್ತಾರೆ.

هُوَ الَّذِي أَنْزَلَ عَلَيْكَ الْكِتَابَ مِنْهُ
آيَاتٌ مُحْكَمَاتٌ هُنَّ أُمُّ الْكِتَابِ وَأُخْرُ
مُتَشَابِهَاتٌ فَأَمَّا الَّذِينَ فِي قُلُوبِهِمْ زَيْغٌ
فِيكَتِبُونَ مَا تَشَابَهَ مِنْهُ ابْتِغَاءَ
الْفِتْنَةِ وَابْتِغَاءَ تَأْوِيلَةٍ وَمَا يَعْلَمُ
تَأْوِيلَهُ إِلَّا اللَّهُ وَالرَّاسِخُونَ فِي
الْعِلْمِ يَقُولُونَ آمَنَّا بِهِ كُلٌّ مِنْ
عِنْدِ رَبِّنَا وَمَا يَذَّكَّرُ
إِلَّا أُولُو الْأَلْبَابِ ⑤

8. ಅವರು ಅಲ್ಲಾಹನೊಡನೆ, (ಹೀಗೆ ಪ್ರಾರ್ಥಿಸುತ್ತಿರುತ್ತಾರೆ) "ಓ ನಮ್ಮ ಪ್ರಭೂ, ನೀನು ನಮ್ಮನ್ನು ನೇರಮಾರ್ಗದಲ್ಲಿ ಹಾಕಿರುತ್ತೆ ಪುನಃ ನಮ್ಮ ಮನಸ್ಸುಗಳನ್ನು ದೋಷಗಳಲ್ಲಿ ಸಿಲುಕಿಸಿಬಿಡಬೇಡ. ನೀನು ನಿನ್ನ ಅನುಗ್ರಹ ಭಂಡಾರದಿಂದ ಕೃಪೆಯನ್ನು ನೀಡು. ನೀನೇ ನೈಜ ಮಹಾದಾನಿಯಾಗಿರುತ್ತೀ.

رَبَّنَا لَا تُزِغْ قُلُوبَنَا بَعْدَ إِذْ هَدَيْتَنَا
وَهَبْ لَنَا مِنْ لَدُنْكَ رَحْمَةً إِنَّكَ
أَنْتَ الْوَهَّابُ ⑥

9. ಓ ನಮ್ಮ ಪ್ರಭೂ, ನೀನು ನಿಶ್ಚಯವಾಗಿಯೂ ಅದೊಂದು ದಿನ

رَبَّنَا إِنَّكَ جَامِعُ النَّاسِ لِيَوْمٍ لَا رَيْبَ

1. 'ಮುಹ್ಯಮಾತ್' ಎಂದರೆ ಸ್ಪಷ್ಟೋಕ್ತಿ ಇರುವ ಸೂಕ್ತಗಳು. ಇದರ ಅರ್ಥ ವಿವರಣೆಯನ್ನು ಗೊತ್ತುಪಡಿಸಲು ಯಾವುದೇ ರೀತಿಯ ತೊಡಕಿಲ್ಲ. ಈ ಸೂಕ್ತಗಳು ಗ್ರಂಥದ ನೈಜ ಬುನಾದಿಯಾಗಿವೆ. ಅರ್ಥಾತ್ ಪವಿತ್ರ ಕುರ್ಆನ್ ಯಾವ ಉದ್ದೇಶಕ್ಕಾಗಿ ಅವತೀರ್ಣಗೊಂಡಿದೆಯೋ ಅದನ್ನು ಈ ಸೂಕ್ತಗಳೇ ಈಡೇರಿಸುತ್ತವೆ. ಈ ಸೂಕ್ತಗಳ ಮೂಲಕವೇ ಜಗತ್ತಿಗೆ ಇಸ್ಲಾಮಿನ ಸಂದೇಶ ನೀಡಲಾಗಿದೆ. ಪಾಠಬೋಧಕವಾದ ಉಪದೇಶಗಳನ್ನು ನೀಡಲಾಗಿದೆ. ಪಥಭ್ರಷ್ಟತೆಯ ನಿರಾಕರಣೆ ಮತ್ತು ಸನ್ಮಾರ್ಗದ ಸ್ಪಷ್ಟೀಕರಣ ಮಾಡಲಾಗಿದೆ. ಅದರಲ್ಲಿ ಧರ್ಮದ ಮೂಲಭೂತ ತತ್ವಗಳನ್ನು ವಿವರಿಸಲಾಗಿದೆ. ಮೂಲವಿಶ್ವಾಸ, ಆರಾಧನೆ, ಚಾರಿತ್ರ್ಯ, ಕರ್ತವ್ಯ ಮತ್ತು ವಿಧಿ ನಿಷೇಧಗಳ ಆದೇಶಗಳನ್ನೂ ಅದರ ಮೂಲಕವೇ ನೀಡಲಾಗಿದೆ.
2. 'ಮುತಶಾಬಿಹಾತ್' ಎಂದರೆ ಅರ್ಥ ವಿವರಣೆಯಲ್ಲಿ ಅಸ್ಪಷ್ಟತೆಗೆ ಆಸ್ಪದವಿರುವಂತಹ ಸೂಕ್ತಗಳು. ಕಣ್ಣಿಗೆ ಕಾಣದ ವಾಸ್ತವಿಕತೆಗಳ ಕುರಿತು ಅಗತ್ಯ ಮಾಹಿತಿಗಳನ್ನು ಒದಗಿಸದೆ ಮಾನವನಿಗೆ ಜೀವನದ ಯಾವುದೇ ದಿಸೆಯನ್ನು ತಿಳಿಸಲು ಸಾಧ್ಯವಿಲ್ಲವೆಂಬುದು ವ್ಯಕ್ತ. ಅದೇ ರೀತಿ ಮಾನವನ ಇಂದ್ರಿಯಗಳಿಗೆ ಅತೀತವಾದ, ನೋಡಲು, ಸ್ಪರ್ಶಿಸಲು ಮತ್ತು ಸವಿಯಲು ಸಾಧ್ಯವಿಲ್ಲದಂತಹ ವಿಷಯಗಳನ್ನು ವಿವರಿಸಲು ಅದಕ್ಕಿಂತಲೇ ವಿಸ್ತರಿಸಿರುವಂತಹ ಯಾವುದೇ ಪದಗಳು ಮಾನವರ ಭಾಷೆಯಲ್ಲಿ ದೊರೆಯುವುದಿಲ್ಲವೆಂಬುದೂ ಸ್ಪಷ್ಟ. ಕೇಳುವವರ ಮನಸ್ಸಿನಲ್ಲಿ ಅದರ ನೈಜ ಚಿತ್ರಣವನ್ನು ಮೂಡಿಸುವಂತಹ ವಿವರಣಾ ಶೈಲಿಯೂ ಪ್ರಚಲಿತದಲ್ಲಿದೆ. ಆದ್ದರಿಂದ ಅಂತಹ ವಿಷಯಗಳನ್ನು ಪ್ರಸ್ತಾಪಿಸಲು, ಸ್ಮರೂಪದಲ್ಲಿ ಅವುಗಳಿಗೆ ಹತ್ತಿರವಿರುವಂತಹ ಮತ್ತು ಇಂದ್ರಿಯಗಳಿಗೆ ನಿಲುಕುವಂತಹ ವಸ್ತುಗಳಿಗೆ ಮಾನವ ಭಾಷೆಯಲ್ಲಿ ಲಭ್ಯವಿರುವ ಪದ ಮತ್ತು ವಿವರಣಾಶೈಲಿಯನ್ನು ಬಳಸುವುದು ಅನಿವಾರ್ಯ. ಕುರ್ಆನಿನಲ್ಲೂ ಇಂತಹ ವಾಸ್ತವಿಕತೆಗಳ ವಿವರಣೆಗೆ ಪ್ರಸ್ತುತ ಭಾಷಾಶೈಲಿಯನ್ನೇ ಉಪಯೋಗಿಸಲಾಗಿದೆ. 'ಮುತಶಾಬಿಹಾತ್' ಎಂದರೆ ಇಂತಹ ಭಾಷಾ ಶೈಲಿಯನ್ನು ಅಳವಡಿಸಲಾದ ಸೂಕ್ತಗಳೇ ಆಗಿವೆ.
3. ಜನರಿಗೆ 'ಮುತಶಾಬಿಹಾತ್'ಗಳ ಸರಿಯಾದ ಅರ್ಥವೇ ತಿಳಿದಿರದಿದ್ದರೆ ಅವರು ಅದರ ಮೇಲೆ ಹೇಗೆ ವಿಶ್ವಾಸವಿಡುತ್ತಾರೆಂದು ಯಾರೂ

ಎಲ್ಲ ಜನರನ್ನು ಒಟ್ಟುಗೂಡಿಸಲಿರುವೆ. ಆ ದಿನ ಬಂದೊದಗುವು ದರಲ್ಲಿ ಏನೇನೂ ಸಂಶಯವಿಲ್ಲ. ನೀನು ಎಷ್ಟು ಮಾತ್ರಕ್ಕೂ ವಚನಭಂಗ ಮಾಡುವವನಲ್ಲ.

10. ಧರ್ಮಧಿಕ್ಕಾರ ನೀತಿಯನ್ನನುಸರಿಸಿದವರಿಗೆ ಅಲ್ಲಾಹನ ಎದುರು ಅವರ ಸಂಪತ್ತಾಗಲಿ ಸಂತತಿಯಾಗಲಿ ಯಾವ ಕೆಲಸಕ್ಕೂ ಬರಲಾರದು. ಅವರು ನರಕ್ಕಾಗಿಯ ಇಂಧನವಾಗಿಯೇ ತೀರುವರು.
11. ಅವರ ಅಂತಿಮ ಪರಿಣಾಮವು ಫಿರಾಔನಿನ ಸಂಗಡಿಗರ ಮತ್ತು ಅವರಿಗಿಂತ ಮುಂಚಿನ ಆಜ್ಞೋಲ್ಲಂಘಕರಂತೆಯೇ ಆಗುವುದು. ಅವರು ದೇವನಿದರ್ಶನಗಳನ್ನು ಸುಳ್ಳಾಗಿಸಿದರು. ತತ್ಪರಿಣಾಮವಾಗಿ ಅಲ್ಲಾಹನು ಅವರ ಪಾಪಕರ್ಮಗಳಿಗಾಗಿ ಅವರನ್ನು ಹಿಡಿದುಕೊಂಡನು ಮತ್ತು ನಿಜಕ್ಕೂ ಅಲ್ಲಾಹನು ಉಗ್ರವಾಗಿ ಶಿಕ್ಷಿಸುವವನಾಗಿದ್ದಾನೆ.
12. ಆದುದರಿಂದ ಓ ಮುಹಮ್ಮದ್‌ರವರೇ, ನಿಮ್ಮ ಆಹ್ವಾನವನ್ನು ಸ್ವೀಕರಿಸಲು ನಿರಾಕರಿಸಿದವರೊಡನೆ, "ನೀವು ಪರಾಜಿತರಾಗುವ ಮತ್ತು ನರಕ್ಕಾಗಿಯ ಕಡೆಗೆ ಅಟ್ಟಲ್ಪಡುವ ಕಾಲ ಸನ್ನಿಹಿತವಾಗಿದೆ ಮತ್ತು ನರಕವು ಅತ್ಯಂತ ಕೆಟ್ಟ ತಂಗುದಾಣ" ಎಂದು ಹೇಳಿರಿ.
13. (ಬದ್ರ್ ಯುದ್ಧದಲ್ಲಿ) ಪರಸ್ಪರ ಕಾದಾಡಿದ ಆ ಎರಡು ತಂಡಗಳಲ್ಲಿ ನಿಮಗೊಂದು ನಿದರ್ಶನವಿತ್ತು. ಒಂದು ತಂಡವು ಅಲ್ಲಾಹನ ಮಾರ್ಗದಲ್ಲಿ ಕಾದಾಡುತ್ತಿದ್ದಿತು ಮತ್ತು ಇನ್ನೊಂದು ಸತ್ಯನಿಷೇಧಿ ಆಗಿತ್ತು. ಸತ್ಯನಿಷೇಧಿಗಳ ತಂಡವು ವಿಶ್ವಾಸಿಗಳ ತಂಡಕ್ಕಿಂತ ಇಮ್ಮಡಿ ಇದ್ದುದನ್ನು ನೋಡುವವರು ಕಣ್ಣಾರೆ ನೋಡುತ್ತಿದ್ದರು.⁴ ಆದರೆ ಅಲ್ಲಾಹನು ತನಗಿಷ್ಟ ಬಂದವರಿಗೆ ವಿಜಯ ನೀಡಿ ಸಹಕರಿಸುತ್ತಾನೆ (ಎಂಬುದನ್ನು ಪರಿಣಾಮವು ಸಿದ್ಧಪಡಿಸಿತು.) ಜ್ಞಾನಚಕ್ರ ಹೊಂದಿದವರಿಗೆ ಇದರಲ್ಲಿ ಬಹುದೊಡ್ಡ ಪಾಠ ಅಡಗಿದೆ.

فِيهِ إِنَّ اللَّهَ لَا يُخْلِفُ الْوَعْدَ ④

إِنَّ الَّذِينَ كَفَرُوا لَنْ تُغْنِي عَنْهُمْ أَمْوَالُهُمْ
وَأَوْلَادُهُمْ مِنَ اللَّهِ شَيْئًا وَأُولَئِكَ
هُمْ وَقُودُ النَّارِ ⑤

كَذَابٍ آلِ فِرْعَوْنَ وَالَّذِينَ مِنْ
قَبْلِهِمْ كَذَّبُوا بِآيَاتِنَا فَآخَذَهُمُ اللَّهُ
بِذُنُوبِهِمْ وَاللَّهُ شَدِيدُ الْعِقَابِ ⑥

قُلْ لِلَّذِينَ كَفَرُوا سَعْتٌ بَلْ يَرَوْنَ
إِلَىٰ جَهَنَّمَ وَبِئْسَ الْمِهَادُ ⑦

قَدْ كَانَ لَكُمْ آيَةٌ فِي فِئَتَيْنِ الْتَقَتَا
فِئَةٌ تَقَاتَلُ فِي سَبِيلِ اللَّهِ وَأُخْرَىٰ
كَافِرَةٌ يَرَوْنَهُمْ مِثْلَيْهِمْ رَأْيَ الْعَيْنِ
وَاللَّهُ يُؤَيِّدُ بِنُصْرِهِ مَن يَشَاءُ ⑧
فِي ذَلِكَ لَعِبْرَةٌ لِّأُولِي الْأَبْصَارِ ⑨

ಸಂಶಯ ತಾಳಬೇಕಾಗಿಲ್ಲ. ವಿಚಾರವಂತನೊಬ್ಬನಿಗೆ ಕುರ್ಆನ್ ಅಲ್ಲಾಹನ ಗ್ರಂಥವಾಗಿದೆ ಎಂಬ ವಿಶ್ವಾಸ ಮೂಡುವುದು 'ಮುಹಮ್ಮದ್'ಗಳ ಅಧ್ಯಯನದಿಂದಲೇ ಹೊರತು 'ಮುತಶಾಬಿಹಾತ್'ಗಳ ಅರ್ಥ ವಿವರಣೆಯಿಂದಲ್ಲ. 'ಮುಹಮ್ಮದ್' ಎನಿಸಿಕೊಂಡಿರುವ ಸೂಕ್ತಗಳ ಬಗ್ಗೆ ಚಿಂತನೆ ನಡೆಸಿದಾಗ ಕುರ್ಆನ್ ಅಲ್ಲಾಹನ ಗ್ರಂಥವೇ ಆಗಿದೆ ಎಂಬ ಸಮಾಧಾನ ಆತನಲ್ಲಿ ಮೂಡುವುದರಿಂದ, 'ಮುತಶಾಬಿಹಾತ್'ಗಳಿಂದಾಗಿ ಅವನ ಮನಸ್ಸಿನಲ್ಲಿ ಸಂಶಯಗಳು ಹುಟ್ಟುವ ಪ್ರಮೇಯವೇ ಇಲ್ಲ.

4. ನಿಜವಾಗಿ ಅವರ ನಡುವೆ ಮೂರ್ಮಡಿ ವ್ಯತ್ಯಾಸವಿತ್ತು. ಆದರೆ ಸ್ಥೂಲ ನೋಟ ಬೀರುವವನಿಗೂ ಸತ್ಯನಿಷೇಧಿಗಳ ಸೇನೆ ಮುಸ್ಲಿಮರಿಗಿಂತ ಇಮ್ಮಡಿ ಇದೆ ಎನಿಸದೆ ಇರುತ್ತಿರಲಿಲ್ಲ.

14. ಜನರಿಗೆ ಇಂದ್ರಿಯಾಸಕ್ತಿಗಳಾದ- ಸ್ತ್ರೀಯರು, ಮಕ್ಕಳು, ಚಿನ್ನ-ಬೆಳ್ಳಿಗಳ ರಾಶಿ, ಆಯ್ದ ಕುದುರೆಗಳು, ಜಾನುವಾರುಗಳು ಮತ್ತು ಕೃಷಿ ಭೂಮಿ- ಇವುಗಳನ್ನು ಅತ್ಯಾಕರ್ಷಕವಾಗಿ ಮಾಡಲಾಗಿದೆ. ಆದರೆ, ಇವೆಲ್ಲ ಇಹಲೋಕದ ಕೆಲವೇ ದಿನಗಳ ಜೀವನ ಸಾಧನಗಳು. ಯಥಾರ್ಥದಲ್ಲಿ ಅತ್ಯುತ್ತಮ ವಾಸಸ್ಥಳವಂತು ಅಲ್ಲಾಹನ ಬಳಿಯಲ್ಲಿದೆ.
15. ಹೇಳಿರಿ- ನಾನು ಇವುಗಳಿಗಿಂತಲೂ ಹೆಚ್ಚು ಉತ್ತಮವಾದುದೇನೆಂದು ನಿಮಗೆ ತಿಳಿಸಲೇ? ಧರ್ಮನಿಷ್ಠೆಯ ನಿಲುವೆಯನ್ನು ಕೈಗೊಂಡವರಿಗೆ ಅವರ ಪ್ರಭುವಿನ ಬಳಿ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಉದ್ಯಾನಗಳು ಇವೆ. ಅಲ್ಲಿ ಅವರಿಗೆ ಶಾಶ್ವತ ಜೀವನ ಪ್ರಾಪ್ತವಾಗುವುದು. ಪರಿಶುದ್ಧ ಮಡದಿಯರ ಒಡನಾಟವಿರುವುದು ಮತ್ತು ಅವರು ಅಲ್ಲಾಹನ ಸಂಪ್ರೀತಿಗೆ ಪಾತ್ರರಾಗುವರು. ಅಲ್ಲಾಹನು ತನ್ನ ದಾಸರ ರೀತಿ-ನೀತಿಗಳನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಾನೆ.
16. ಅವರು, "ಓ ನಮ್ಮ ಪ್ರಭೂ, ನಾವು ವಿಶ್ವಾಸವಿರಿಸಿದವು; ನಮ್ಮ ಅಪರಾಧಗಳನ್ನು ಕ್ಷಮಿಸು ಮತ್ತು ನಮ್ಮನ್ನು ನರಕಾಗ್ನಿಯಿಂದ ರಕ್ಷಿಸು" ಎಂದು ಹೇಳುವರು.
17. ಇವರು ಸಹನೆಯುಳ್ಳವರೂ ಸತ್ಯಸಂಧರೂ ವಿಧೇಯರೂ ಉದಾರಿಗಳೂ ಆಗಿರುತ್ತಾರೆ ಮತ್ತು ರಾತ್ರೆಯ ಕೊನೆಯ ಘಳಿಗೆಗಳಲ್ಲಿ ಅಲ್ಲಾಹನೊಡನೆ ಪಾಪವಿಮೋಚನೆಗಾಗಿ ಪ್ರಾರ್ಥಿಸುತ್ತಿರುತ್ತಾರೆ.
18. ಅಲ್ಲಾಹನು ತನ್ನ ಹೊರತು ಇತರ ಆರಾಧ್ಯನಿಲ್ಲವೆಂದು ಸ್ವತಃ ಸಾಕ್ಷ್ಯ ನುಡಿಯುತ್ತಾನೆ ಮತ್ತು ದೇವಚರರೂ ಎಲ್ಲಾ ಜ್ಞಾನವಂತರೂ ಆ ಪ್ರಬಲ ಯುಕ್ತಿಪೂರ್ಣನ ಹೊರತು ವಾಸ್ತವದಲ್ಲಿ ಅನ್ಯ ಆರಾಧ್ಯನಿಲ್ಲವೆಂದು ಸತ್ಯ ಮತ್ತು ನ್ಯಾಯದೊಂದಿಗೆ ಸಾಕ್ಷ್ಯ ನುಡಿಯುತ್ತಾರೆ.
19. ಅಲ್ಲಾಹನ ಬಳಿ ಧರ್ಮವು ಇಸ್ಲಾಮ್ ಮಾತ್ರ. ಗ್ರಂಥ ಕೊಡಲ್ಪಟ್ಟವರು ಈ ಧರ್ಮದಿಂದ ಸರಿದು ವಿವಿಧ ಸಂಪ್ರದಾಯಗಳನ್ನು ಕೈಗೊಂಡರು. ಅವರು ಜ್ಞಾನ ಬಂದ ನಂತರ ಪರಸ್ಪರರ ಮೇಲೆ ಅತಿರೇಕವೆಸಗಬಯಸಿದರೆಂದಲ್ಲದೆ ಹೀಗೆ ಮಾಡಲು ಬೇರಾವ

سُرِّيْنَ لِلنَّاسِ حُبُّ الشَّهَوَاتِ مِنَ النِّسَاءِ
وَالْبَنِينَ وَالْقَنَاطِيرِ الْمُقَنْطَرَةِ مِنَ
الذَّهَبِ وَالْفِضَّةِ وَالْخَيْلِ الْمُسَوَّمَةِ
وَالْأَنْعَامِ وَالْحَرْثِ ذَلِكَ مَتَاعُ
الْحَيَاةِ الدُّنْيَا وَاللَّهُ عِنْدَهُ حُسْنُ الْمَبَادِ ۝۱۴

قُلْ أَوْ نَبِّئِكُمْ بِخَيْرٍ مِّنْ ذَلِكَ لِّلَّذِينَ
اتَّقَوْا عِنْدَ رَبِّهِمْ جَنَّاتٌ تَجْرِي مِنْ تَحْتِهَا
الْأَنْهَارُ خَالِدِينَ فِيهَا وَأَزْوَاجٌ مُّطَهَّرَةٌ وَ
رِضْوَانٌ مِّنَ اللَّهِ وَاللَّهُ بَصِيرٌ بِالْعِبَادِ ۝۱۵

الَّذِينَ يَقُولُونَ رَبَّنَا إِنَّنَا فَاغَرُّوْنَا
دُنُوبَنَا وَقِنَا عَذَابَ النَّارِ ۝۱۶

الصَّابِرِينَ وَالصَّادِقِينَ وَالْقَانِتِينَ وَ
الْمُسْتَفِئِينَ وَالْمُسْتَغْفِرِينَ بِالْأَسْحَارِ ۝۱۷

شَهِدَ اللَّهُ أَنَّهُ لَا إِلَهَ إِلَّا هُوَ الْمَلِكُ
وَأُولُو الْعِلْمِ قَائِمًا بِالْقِسْطِ لَا إِلَهَ إِلَّا
هُوَ الْعَزِيزُ الْحَكِيمُ ۝۱۸

إِنَّ الدِّينَ عِنْدَ اللَّهِ الْإِسْلَامُ وَمَا
اختلفَ الَّذِينَ أُوتُوا الْكِتَابَ إِلَّا مِنْ بَعْدِ
مَا جَاءَهُمُ الْعِلْمُ بَعِيًّا بَيْنَهُمْ وَمَنْ يَكْفُرْ

- ಕಾರಣವೂ ಇರಲಿಲ್ಲ ಮತ್ತು ಅಲ್ಲಾಹನ ಆದೇಶಗಳ ಅನುಸರಣೆಯನ್ನು ನಿರಾಕರಿಸುವವರ ವಿಚಾರಣೆ ಮಾಡುವುದರಲ್ಲಿ ಅಲ್ಲಾಹನು ಅತಿ ಶೀಘ್ರನು.
20. ಇನ್ನು ಓ ಪ್ರವಾದಿಯವರೇ, ಅವರು ನಿಮ್ಮೊಂದಿಗೆ ಜಗಳಾಡಿದರೆ ಅವರೊಡನೆ, - "ನಾನು ಮತ್ತು ನನ್ನ ಅನುಯಾಯಿಗಳಂತು ಅಲ್ಲಾಹನಿಗೆ ಶರಣಾಗತರಾಗಿದ್ದೇವೆ" ಎಂದು ಹೇಳಿರಿ. ಗ್ರಂಥದವರೊಡನೆಯೂ ಗ್ರಂಥದವರಲ್ಲದವರೊಡನೆಯೂ, "ನೀವೂ ಆತನ ಅನುಸರಣೆಯನ್ನು ಸ್ವೀಕರಿಸಿದಿರಾ?" ಎಂದು ಕೇಳಿರಿ. ಸ್ವೀಕರಿಸಿದರೆ, ಅವರು ಸನ್ಮಾರ್ಗ ಪಡೆದರು ಮತ್ತು ಉಪೇಕ್ಷಿಸಿದರೆ, ನಿಮ್ಮ ಮೇಲಂತೂ ಸಂದೇಶವನ್ನು ಮುಟ್ಟಿಸುವ ಹೊಣೆ ಮಾತ್ರವಿತ್ತು. ಮುಂದೆ ಅಲ್ಲಾಹನು ತನ್ನ ದಾಸರೊಂದಿಗೆ ಸ್ನೇಹ: ವ್ಯವಹರಿಸುವವನಿದ್ದಾನೆ.
21. ಅಲ್ಲಾಹನ ಆದೇಶಗಳ ಅನುಸರಣೆಯನ್ನು ನಿರಾಕರಿಸುವವರಿಗೂ ಅವನ ಸಂದೇಶವಾಹಕರನ್ನು ಅನ್ಯಾಯವಾಗಿ ವಧಿಸುವವರಿಗೂ ಮಾನವರ ವರ್ಗದಲ್ಲಿ ನ್ಯಾಯ ನೀತಿಗಳನ್ನು ನಿರ್ದೇಶಿಸಲು ದುಕ್ಕ ರಾದವರ ಪ್ರಾಣಾಪಹಾರಗೈಯುವವರಿಗೂ ವೇದನಾತ್ಮಕ ಶಿಕ್ಷೆಯ ಶುಭವಾರ್ತೆ ನೀಡಿರಿ.
22. ಇಹ-ಪರಗಳೆರಡರಲ್ಲೂ ಅವರ ಕರ್ಮಫಲಗಳು ನಾಶಗೊಂಡವು ಮತ್ತು ಅವರಿಗೆ ಸಹಾಯಕರು ಯಾರೂ ಇಲ್ಲ.
23. ಗ್ರಂಥಜ್ಞಾನದ ಒಂದಂಶವನ್ನು ಪಡೆದವರ ಸ್ಥಿತಿ ಏನೆಂದು ನೀವು ವಿವೇಚಿಸಲಿಲ್ಲವೇ? ಅವರ ನಡುವೆ ತೀರ್ಮಾನ ಕೈಗೊಳ್ಳಲಿಕ್ಕಾಗಿ ಅವರನ್ನು ದೇವಗ್ರಂಥದ ಕಡೆಗೆ ಕರೆದಾಗ ಅವರಲ್ಲೊಂದು ಪಂಗಡವು ಅದರಿಂದ ತಪ್ಪಿಸಿಕೊಳ್ಳುತ್ತದೆ ಮತ್ತು ಆ ತೀರ್ಮಾನದ ಕಡೆಗೆ ಬರಲು ನಿರಾಕರಿಸುತ್ತದೆ.
24. "ನರಕಾಗ್ನಿಯು ನಮಗೆ ಸೋಂಕದು. ಒಂದು ವೇಳೆ ನರಕಯಾತನೆ ನಮಗೆ ಸಿಕ್ಕಿದರೂ ಅದು ಕೆಲವೇ ದಿನಗಳು ಮಾತ್ರ" ಎಂದು ಅವರು ಹೇಳುತ್ತಿರುವುದೇ ಅವರು ಹೀಗೆ ವರ್ತಿಸಲು ಕಾರಣ. ಅವರ ಸ್ವಯಂ ಕಲ್ಪಿತ ವಿಶ್ವಾಸಗಳು ಅವರನ್ನು ತಮ್ಮ ಧರ್ಮದ ಬಗ್ಗೆ ಅತ್ಯಂತ ತಪ್ಪುಧಾರಣೆಯಲ್ಲಿ ಸಿಲುಕಿಸಿವೆ.
25. ಆದರೆ ನಿಸ್ಸಂದೇಹವಾಗಿಯೂ ಬರಲಿರುವ ಅದೊಂದು ದಿನ

بِأَيِّتِ اللَّهِ فَإِنَّ اللَّهَ سَرِيعُ الْحِسَابِ ﴿١٩﴾

فَإِنْ حَاجُّوكَ فَقُلْ أَسْلَمْتُ وَجْهِيَ لِلَّهِ
مِنَ النَّبَعِ وَقُلْ لِلَّذِينَ أُوتُوا الْكِتَابَ
وَالْأُمِّيِّينَ ءَأَسْلَمْتُمْ فَإِنْ أَسْلَمُوا فَقَدِ
اهْتَدَوْا ۗ وَإِنْ تَوَلَّوْا فَإِنَّمَا عَلَيْكَ الْبَلَاءُ
وَاللَّهُ بَصِيرٌ بِالْعِبَادِ ﴿٢٠﴾

إِنَّ الَّذِينَ يَكْفُرُونَ بِآيَاتِ اللَّهِ وَيَقْتُلُونَ
النَّبِيَّ بَعْدَ حَقِّهِ وَيَقْتُلُونَ الَّذِينَ يَأْمُرُونَ
بِالْقِسْطِ مِنَ النَّاسِ لَفَبَشِّرُهُمْ
بِعَذَابٍ أَلِيمٍ ﴿٢١﴾

أُولَٰئِكَ الَّذِينَ حَبِطَتْ أَعْمَالُهُمْ فِي الدُّنْيَا
وَالْآخِرَةِ ۗ وَمَا لَهُمْ مِنْ نَاصِرِينَ ﴿٢٢﴾

أَمْ تَرَىٰ إِلَىٰ الَّذِينَ أُوتُوا نَصِيبًا مِّنَ الْكِتَابِ
يُدْعَوْنَ إِلَىٰ كِتَابِ اللَّهِ لِيَحْكُمَ بَيْنَهُمْ ثُمَّ
يَتَوَلَّوْا فَرِيقًا مِّنْهُمْ وَهُمْ مُّعْرِضُونَ ﴿٢٣﴾

ذَٰلِكَ بِأَنَّهُمْ قَالُوا لَنْ نَمَسَّنَا النَّاسُ إِلَّا
أَيَّامًا مَّعْدُودَاتٍ ۗ وَغَرَّهُمْ فِي دِينِهِمْ
مَا كَانُوا يَفْتَرُونَ ﴿٢٤﴾

فَكَيْفَ إِذَا جَمَعْتَهُمْ لِيَوْمٍ لَا رَيْبَ فِيهِ

<p>ನಾವು ಅವರನ್ನು ಒಟ್ಟುಗೂಡಿಸಿದಾಗ ಅವರ ಅವಸ್ಥೆ ಏನಾದೀತು? ಅಂದು ಪ್ರತಿಯೊಬ್ಬನಿಗೂ ಅವನ ದುಡಿಮೆಯ ಸಂಪೂರ್ಣ ಪ್ರತಿಫಲ ಕೊಡಲಾಗುವುದು ಮತ್ತು ಯಾರ ಮೇಲೂ ಅನ್ಯಾಯವಾಗದು.</p>	<p>وَوُضِّتْ كُلُّ نَفْسٍ مَّا كَسَبَتْ وَهُمْ لَا يُظْلَمُونَ ﴿١٥﴾</p>
<p>26. ಹೇಳಿರಿ- ಓ ಅಲ್ಲಾಹ್, ಸಕಲ ವಿಶ್ವಾಧಿಪತ್ಯದ ಒಡೆಯನೇ, ನೀನು ನಿನಗಿಷ್ಟ ಬಂದವರಿಗೆ ರಾಜ್ಯಾಧಿಕಾರ ನೀಡುವೆ ಮತ್ತು ನಿನಗಿಷ್ಟ ಬಂದವರಿಂದ ಕಸಿದುಕೊಳ್ಳುವೆ. ನಿನಗಿಷ್ಟ ಬಂದವರಿಗೆ ಪ್ರತಿಷ್ಠೆ ಪ್ರದಾನ ಮಾಡುವೆ. ನಿನಗಿಷ್ಟ ಬಂದವರನ್ನು ಅವಮಾನಪಡಿಸುವೆ. ಒಳಿತುಗಳು ನಿನ್ನ ಅಧಿಕಾರ ಹಸ್ತದಲ್ಲಿವೆ. ನಿಶ್ಚಯವಾಗಿಯೂ ನೀನು ಸರ್ವಶಕ್ತನಾಗಿರುವೆ.</p>	<p>قُلِ اللَّهُمَّ مَلِكُ الْمَلِكِ تُوِّقِيَ الْمَلِكُ مِنْ تَشَاءٍ وَ تَنْزَعُ الْمَلِكَ مِنْ تَشَاءٍ وَ تَعَزُّ مَنْ تَشَاءُ وَ تَذِلُّ مَنْ تَشَاءُ بِبِيَدِكَ الْخَيْرِ ط إِنَّكَ عَلَىٰ كُلِّ شَيْءٍ قَدِيرٌ ﴿١٦﴾</p>
<p>27. ನೀನು ಇರುಳನ್ನು ಹಗಲಿನೊಳಗೆ ಪೋಣಿಸುತ್ತಲೂ ಹಗಲನ್ನು ಇರುಳಿನೊಳಗೆ ಪೋಣಿಸುತ್ತಲೂ ತರುವೆ. ಜೀವಿಗಳಿಂದ ನಿರ್ಜೀವಿಗಳನ್ನು ನಿರ್ಜೀವಿಗಳಿಂದ ಜೀವಿಗಳನ್ನೂ ಹೊರಗೆ ತೆಗೆಯುವೆ ಮತ್ತು ನಿನಗಿಷ್ಟ ಬಂದವರಿಗೆ ಅಸಂಖ್ಯಾತ ಜೀವನಾಧಾರ ನೀಡುವೆ.</p>	<p>تُوَلِّجُ الْجِبَلَ فِي النَّهَارِ وَ تُوَلِّجُ النَّهَارَ فِي الْجِبَلِ وَ تَخْرِجُ الْحَيَّ مِنَ الْمَيِّتِ وَ تَخْرِجُ الْمَيِّتَ مِنَ الْحَيِّ وَ تَرْتَضِي مَنْ تَشَاءُ بِغَيْرِ حِسَابٍ ﴿١٧﴾</p>
<p>28. ಸತ್ಯವಿಶ್ವಾಸಿಗಳು ಸತ್ಯವಿಶ್ವಾಸಿಗಳನ್ನು ಬಿಟ್ಟು ಸತ್ಯನಿಷೇಧಿಗಳನ್ನು ತಮ್ಮ ಆತ್ಮೀಯ ಸ್ನೇಹಿತರನ್ನಾಗಿ ಎಂದಿಗೂ ಮಾಡಬಾರದು. ಹಾಗೆ ಮಾಡುವವನ ಸಂಬಂಧ ಅಲ್ಲಾಹನೊಂದಿಗೆ ಏನೂ ಇರುವುದಿಲ್ಲ. ನೀವು ಅವರ ಮರ್ದನದಿಂದ ತಪ್ಪಿಸಿಕೊಳ್ಳಲು ತೋರಿಕೆಗಾಗಿ ಈ ವಿಧಾನವನ್ನನುಸರಿಸಿದರೆ, ಅದಕ್ಕೆ ಕ್ಷಮೆ ಇದೆ.⁵ ಆದರೆ ಅಲ್ಲಾಹನು ಸ್ವತಃ ತನ್ನ ಬಗ್ಗೆ (ಭಯಪಡಬೇಕೆಂದು) ನಿಮಗೆ ಎಚ್ಚರಿಕೆ ನೀಡುತ್ತಿದ್ದಾನೆ ಮತ್ತು ನಿಮಗೆ ಆತನ ಕಡೆಗೆ ಮರಳಿ ಹೋಗಲಿಕ್ಕಿದೆ.⁶</p>	<p>لَا يَتَّخِذُ الْمُؤْمِنُونَ الْكُفْرَانَ أَوْلِيَاءَ مِنْ دُونِ الْمُؤْمِنِينَ وَمَنْ يَفْعَلْ ذَلِكَ فَلَيْسَ مِنَ اللَّهِ فِي شَيْءٍ إِلَّا أَنْ تَتَّقُوا مِنْهُمْ تُقَاتًا وَ يُحَدِّثُكُمْ اللَّهُ أَنْفُسَهُ ط وَ إِلَى اللَّهِ الْمَصِيرُ ﴿١٨﴾</p>
<p>5. ಅರ್ಥಾತ್- ಸತ್ಯವಿಶ್ವಾಸಿಯೊಬ್ಬ ಇಸ್ಲಾಮಿನ ಶತ್ರು ಕೂಟದ ಜಾಲದಲ್ಲಿ ಸಿಕ್ಕಿಬಿದ್ದಿದ್ದು ಅವರಿಂದ ಹಿಂಸೆ ಮತ್ತು ದಬ್ಬಾಳಿಕೆಯ ಭಯವನ್ನೆದುರಿಸುತ್ತಿದ್ದರೆ, ಅವನಿಗೆ ತನ್ನ ವಿಶ್ವಾಸವನ್ನು ಗೋಪ್ಯವಾಗಿರಿಸುವ ಅನುಮತಿ ಇದೆ. ಸತ್ಯನಿಷೇಧಿಗಳೊಂದಿಗೆ ಅವನು ತೋರಿಕೆಗಾಗಿ ಅವರ ಪೈಕಿಯ ಒಬ್ಬನಂತೆ ಇರಬಹುದು. ಹಾಗೆಯೇ ತಾನು ಮುಸ್ಲಿಮನಾಗಿರುವುದು ಬಹಿರಂಗವಾದಾಗ ಪ್ರಾಣ ಉಳಿಸಲಿಕ್ಕಾಗಿ ಅವನು ಸತ್ಯನಿಷೇಧಿಗಳೊಂದಿಗೆ ಮೈತ್ರಿಯನ್ನು ಪ್ರಕಟಿಸಬಹುದು. ಎಷ್ಟರವರೆಗೆಂದರೆ ತೀವ್ರ ಭಯದ ಸಂದರ್ಭದಲ್ಲಿ ಅದನ್ನು ಎದುರಿಸುವ ಶಕ್ತಿ ಇಲ್ಲದವರಿಗೆ ಬಾಯಿಯಿಂದ ಸತ್ಯನಿಷೇಧದ ವಚನ ಹೇಳಲಿಕ್ಕೂ ಅನುಮತಿ ಇದೆ.</p>	
<p>6. ಅರ್ಥಾತ್- ನಿಮ್ಮ ಪ್ರಾಣ ಉಳಿಸಲಿಕ್ಕಾಗಿ ನೀವು ಇಸ್ಲಾಮ್ ಮತ್ತು ಇಸ್ಲಾಮಿ ಸಂಘಟನೆಯ ಹಿತಕ್ಕೆ ಅಥವಾ ಯಾವುದೇ ಮುಸ್ಲಿಮನ ಸೊತ್ತುವಿತ್ತಗಳಿಗೆ ಹಾನಿಯಾಗದಂತೆ ತನ್ನ ಪ್ರಾಣ ಉಳಿಸಿಕೊಳ್ಳುವ ಉಪಾಯವನ್ನು ಕೈಗೊಳ್ಳಬಹುದು. ಆದರೆ ಇಸ್ಲಾಮಿನ ವಿರುದ್ಧ ಸತ್ಯನಿಷೇಧದ ಬೆಳವಣಿಗೆ ಸಾಧ್ಯವಾಗುವಂತಹ ಅಥವಾ ಮುಸ್ಲಿಮರನ್ನು ಸತ್ಯನಿಷೇಧಿಗಳು ಗೆಲ್ಲಲು ಅವಕಾಶ ನೀಡುವಂತಹ ರೀತಿಯಲ್ಲಿ ನೀವು ಸತ್ಯನಿಷೇಧಿಗಳಿಗೆ ನೆರವಾಗದಂತೆ ಎಚ್ಚರ ವಹಿಸಬೇಕು.</p>	

29. ಓ ಪೈಗಂಬರರೇ, ನಿಮ್ಮ ಹೃದಯದಲ್ಲಿರುವುದನ್ನು ಬಚ್ಚಿಟ್ಟರೂ ಪ್ರಕಟಪಡಿಸಿದರೂ ಅಲ್ಲಾಹನು ಅದನ್ನು ಅರಿಯುತ್ತಾನೆಂದೂ ಭೂಮಿ-ಆಕಾಶಗಳ ಯಾವ ವಸ್ತುವೂ ಅವನ ತಿಳುವಳಿಕೆಗೆ ಹೊರತಾಗಿರುವುದಿಲ್ಲವೆಂದೂ ಅವನ ಅಧಿಕಾರವು ಸಮಸ್ತ ವಸ್ತುಗಳ ಮೇಲೂ ವ್ಯಾಪಿಸಿದೆ ಎಂದೂ ಜನರಿಗೆ ಎಚ್ಚರಿಕೆ ಹೇಳಿರಿ.

قُلْ إِنْ تُحِبُّوا مَا فِي صُدُورِكُمْ أَوْ بُيُوتِكُمْ
يَعْلَمُهَا اللَّهُ وَيَعْلَمُ مَا فِي السَّمَوَاتِ وَمَا
فِي الْأَرْضِ وَاللَّهُ عَلَى كُلِّ شَيْءٍ قَدِيرٌ ﴿٢٩﴾

30. ಪುಣ್ಯ ಮಾಡಿಲಿ ಅಥವಾ ಪಾಪವೆಸಗಿಲಿ ಪ್ರತಿಯೊಬ್ಬನೂ ತನ್ನ ಕರ್ಮಫಲವನ್ನು ಪ್ರತ್ಯಕ್ಷ ಪಡೆಯುವ ಆ ದಿನ ಬರಲಿದೆ. ಅಂದು ಮಾನವನು, ಅಕಟ! ಈ ದಿನವು ತನ್ನಿಂದ ಇನ್ನೂ ಬಹಳ ದೂರವಿರುತ್ತಿದ್ದರೆ! ಎಂದು ಆಶಿಸುವನು. ಅಲ್ಲಾಹನು ಸ್ವತಃ ತನ್ನ ಬಗ್ಗೆ (ಭಯಪಡಬೇಕೆಂದು) ನಿಮಗೆ ಎಚ್ಚರಿಕೆ ನೀಡುತ್ತಿದ್ದಾನೆ ಮತ್ತು ಅವನು ತನ್ನ ದಾಸರ ಪರಮ ಹಿತಚಿಂತಕನಾಗಿರುತ್ತಾನೆ.

يَوْمَ تَجِدُ كُلُّ نَفْسٍ مَّا عَمِلَتْ مِنْ خَيْرٍ
مُحْضَرًا وَمِمَّا عَمِلَتْ مِنْ سُوءٍ تَوَدُّ لَوْ
أَنَّ بَيْنَهَا وَبَيْنَهُ أَمَدًا بَعِيدًا وَيَعْبُدُونَ
اللَّهَ نَفْسَهُ وَاللَّهُ سَرِيعٌ بِالْعِبَادِ ﴿٣٠﴾

31. ಓ ಪೈಗಂಬರರೇ, ನೀವು ಜನರೊಡನೆ ಹೀಗೆ ಹೇಳಿಬಿಡಿರಿ,- "ನೀವು ನಿಜವಾಗಿಯೂ ಅಲ್ಲಾಹನನ್ನು ಪ್ರೀತಿಸುತ್ತೀರೆಂದಾದರೆ ನನ್ನ ಅನುಕರಣೆ ಮಾಡಿರಿ. ಅಲ್ಲಾಹನು ನಿಮ್ಮನ್ನು ಪ್ರೀತಿಸುವನು ಮತ್ತು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅವನು ಮಹಾ ಕ್ಷಮಾಶೀಲನೂ ಕರುಣಾಮಯಿಯೂ ಆಗಿರುತ್ತಾನೆ."

قُلْ إِنْ كُنْتُمْ تُحِبُّونَ اللَّهَ فَاتَّبِعُونِي
يُحِبِّبْكُمْ اللَّهُ وَيَغْفِرْ لَكُمْ ذُنُوبَكُمْ
وَاللَّهُ غَفُورٌ رَحِيمٌ ﴿٣١﴾

32. "ಅಲ್ಲಾಹ್ ಮತ್ತು ಸಂದೇಶವಾಹಕರ ಅನುಸರಣೆ ಮಾಡಿರಿ" ಎಂದು ಅವರೊಡನೆ ಹೇಳಿರಿ. ಅವರು ನಿಮ್ಮ ಆಹ್ವಾನವನ್ನು ಸ್ವೀಕರಿಸದಿದ್ದರೆ ಅಲ್ಲಾಹನು ತನ್ನ ಮತ್ತು ತನ್ನ ಸಂದೇಶವಾಹಕರ ಅನುಸರಣೆಯನ್ನು ನಿರಾಕರಿಸುವವರನ್ನು ಪ್ರೀತಿಸುವುದು ಖಂಡಿತ ವಾಗಿಯೂ ಅಸಂಭವ.

قُلْ أَطِيعُوا اللَّهَ وَالرَّسُولَ فَإِنْ تَوَلَّوْا
فَإِنَّ اللَّهَ لَا يُحِبُّ الْكٰفِرِينَ ﴿٣٢﴾

33. ಅಲ್ಲಾಹನು ಆದಮ್, ನೂಹ್, ಇಬ್ರಾಹೀಮ್‌ರ ವಂಶ ಮತ್ತು ಇಮ್‌ರಾನರ ವಂಶಗಳನ್ನು ಸಕಲ ಜಗತ್ತಿನವರ ಮೇಲೆ ಮಹತ್ವ ನೀಡಿ (ತನ್ನ ಸಂದೇಶವಾಹಕತ್ವಕ್ಕಾಗಿ) ಆಯ್ಕೆಕೊಂಡಿದ್ದನು.

إِنَّ اللَّهَ اصْطَفَىٰ آدَمَ وَنُوحًا وَآلَ إِبْرٰهِيْمَ
وَآلَ عِمْرٰنَ عَلَى الْعٰلَمِيْنَ ﴿٣٣﴾

34. ಇವರು ಪರಸ್ಪರರ ವಂಶದವರೂ ಒಂದೇ ಪರಂಪರೆಯವರೂ ಆಗಿದ್ದರು. ಅಲ್ಲಾಹನು ಎಲ್ಲವನ್ನೂ ಆಲಿಸುತ್ತಾನೆ ಮತ್ತು ಅರಿಯುತ್ತಾನೆ.

ذُرِّيَّةً بَعْضُهَا مِنْ بَعْضٍ وَاللَّهُ سَمِيعٌ عَلِيمٌ ﴿٣٤﴾

7. ಇಮ್ರಾನ್ ಎಂಬುದು ಹ.ಮೂಸಾ ಮತ್ತು ಹ. ಹಾರೂನ್‌ರ(ಅ) ತಂದೆಯ ಹೆಸರಾಗಿದೆ. ಬೈಬಲ್‌ನಲ್ಲಿ ಅವರನ್ನು 'ಅಮ್ರಾಮ್' ಎಂದು ಉಲ್ಲೇಖಿಸಲಾಗಿದೆ.

35. ಇಮ್‌ರಾನ್‌ನ ಸ್ತ್ರೀಯು,⁸ "ಓ ನನ್ನ ಪ್ರಭೂ, ನಾನು ನನ್ನ ಗರ್ಭದಲ್ಲಿರುವ ಶಿಶುವನ್ನು ನಿನಗೆ ಹರಕಿಯಾಗಿ ಒಪ್ಪಿಸುತ್ತೇನೆ. ಅದು ನಿನ್ನ ಕಾರ್ಯಕ್ಕಾಗಿಯೇ ಸಮರ್ಪಿತವಿರುವುದು. ನನ್ನ ಈ ಕಾಣಿಕೆಯನ್ನು ಸ್ವೀಕರಿಸು. ನಿಶ್ಚಯವಾಗಿಯೂ ನೀನು ಸರ್ವಶ್ರುತನೂ ಸರ್ವಜ್ಞನೂ ಆಗಿರುವೆ, ಎಂದು ಹೇಳುತ್ತಿದ್ದಳು.

إِذْ قَالَتْ اٰمْرٰتٌ عِمْرٰنَ رَبِّ اِنِّيْ نَذَرْتُ
لَكَ مَا فِىْ بَطْنِىْ مُحَرَّرًا فَتَقَبَّلْ مِنِّىْ اِنَّكَ
اَنْتَ السَّمِیْعُ الْعَلِیْمُ ﴿۳۵﴾

36. (ಆಗ ಅವನು ಅದನ್ನು ಆಲಿಸುತ್ತಿದ್ದನು) ಅನಂತರ ಅವಳಲ್ಲಿ ಆ ಹೆಣ್ಣು ಶಿಶು ಜನಿಸಿದಾಗ ಅವಳು, "ಓ ನನ್ನ ಪ್ರಭೂ, ನನ್ನಲ್ಲಿ ಹೆಣ್ಣು ಶಿಶು ಜನಿಸಿಬಿಟ್ಟಿದೆ" ಎಂದಳು - ವಸ್ತುತಃ ಅವಳು ಏನು ಪಡೆದಿದ್ದಳೆಂಬುದರ ಸಮಾಚಾರ ಅಲ್ಲಾಹನಿಗೆ ತಿಳಿದಿತ್ತು ಮತ್ತು ಗಂಡು ಶಿಶು ಹೆಣ್ಣು ಶಿಶುವಿನಂತಿರುವುದಿಲ್ಲ. "ಸರಿ, ನಾನು ಅದಕ್ಕೆ ಮರ್ಯಮ್ ಎಂದು ನಾಮಕರಣ ಮಾಡಿಬಿಟ್ಟೆ ಮತ್ತು ನಾನು ಆಕೆಯನ್ನೂ ಆಕೆಯ ಭಾವೀ ಸಂತತಿಯನ್ನೂ ಬಹಿಷ್ಕೃತ ಶೈತಾನನ ಕೇಡಿನಿಂದ (ತಪ್ಪಿಸಲು) ನಿನ್ನ ರಕ್ಷಣೆಗೆ ಒಪ್ಪಿಸುತ್ತೇನೆ" ಎಂದು ಹೇಳಿದಳು.

فَلَمَّا وَضَعَتْهَا قَالَتْ رَبِّ اِنِّىْ وَضَعْتُهَا
اُنْثٰى وَاللّٰهُ اَعْلَمُ بِمَا وَضَعْتَ وَلَیْسَ
الدَّكَۜرُ كَالْاُنْثٰى وَاِنِّیْ سَمَّیْتُهَا مَرْیَمَ
وَ اِنِّیْ اَعِیْذُهَا بِكَ وَ ذُرِّیَّتَهَا مِنَ
الشَّیْطٰنِ الرَّجِیْمِ ﴿۳۶﴾

37. ಕೊನೆಗೆ ಅವಳ ಪ್ರಭುವು ಆ ಬಾಲಕಿಯನ್ನು ಸಂತೋಷದಿಂದ ಸ್ವೀಕರಿಸಿಕೊಂಡನು. ಅವಳನ್ನು ಅತ್ಯುತ್ತಮ ಬಾಲಕಿಯನ್ನಾಗಿ ಬೆಳೆಸಿದನು ಮತ್ತು ಝಕರಿಯ್ಯಾರನ್ನು ಅವಳ ರಕ್ಷಕನನ್ನಾಗಿ ಮಾಡಿದನು. ಝಕರಿಯ್ಯಾರವರು ಅವಳ ಕೊಠಡಿಗೆ ಬಂದಾಗಲೆಲ್ಲಾ ಅವಳ ಬಳಿ ಒಂದಲ್ಲೊಂದು ಭಕ್ಷ್ಯ ಪದಾರ್ಥವನ್ನು ಕಂಡು, "ಓ ಮರ್ಯಮ್, ಇದು ನಿನ್ನ ಬಳಿಗೆ ಎಲ್ಲಿಂದ ಬಂತು?" ಎಂದು ಕೇಳುತ್ತಿದ್ದರು. ಆಗ ಅವಳು, "ಅಲ್ಲಾಹನ ಕಡೆಯಿಂದ ಬಂದಿದೆ. ಅಲ್ಲಾಹನು ತನಗಿಷ್ಟ ಬಂದವರಿಗೆ ಎಣಿಸಲಾಗದಷ್ಟು ಅನ್ನಾಧಾರ ನೀಡುತ್ತಾನೆ" ಎಂದು ಉತ್ತರಿಸುತ್ತಿದ್ದಳು.

فَتَقَبَّلَهَا رَبُّهَا بِقَبُوْلٍ حَسَنٍ وَّاْتٰنٰهَا
نَبَاتًا حَسَنًا وَّكَفَّلَهَا زَكَرِیَّا ؕ كُلَّمَا دَخَلَ
عَلَيْهَا زَكَرِیَّا الْبِحْرَابِ وَجَدَ عِنْدَهَا رِزْقًا
قَالَ یٰمَرْیَمُ اَنْتِ لِكِ هٰذَا قَالَتْ هُوَ
مِنْ عِنْدِ اللّٰهِ اِنَّ اللّٰهَ یَرِیْقُ مَنْ
یَّشَآءُ یَغْیْرِ حِسَابٍ ﴿۳۷﴾

38. ಇದನ್ನು ಕಂಡು ಝಕರಿಯ್ಯಾರವರು ತಮ್ಮ ಪ್ರಭುವನ್ನು ಪ್ರಾರ್ಥಿಸಿದರು, "ಪ್ರಭೂ, ನಿನ್ನ ಮಹಿಮೆಯಿಂದ ನನಗೆ ಸುನೀತ ಸಂತತಿ ದಯಪಾಲಿಸು. ನೀನೇ ಪ್ರಾರ್ಥನೆಯನ್ನಾಲಿಸುವವನಾಗಿರುತ್ತಿ."

هٰذَا لَكَ دَعَا زَكَرِیَّا رَبَّهُ ؕ قَالَ رَبِّ هَبْ
لِیْ مِنْ لَدُنْكَ ذُرِّیَّةً طَیِّبَةً اِنَّكَ
سَمِیْعُ الدُّعَآءِ ﴿۳۸﴾

8. 'ಇಮ್ರಾನ್‌ನ ಸ್ತ್ರೀ' ಎಂಬುದನ್ನು 'ಇಮ್ರಾನ್‌ನ ಪತ್ನಿ' ಎಂದು ಗ್ರಹಿಸುವುದಾದರೆ ಇಲ್ಲಿ ಪ್ರಸ್ತಾಪಿಸಲಾಗಿರುವ ಇಮ್ರಾನ್ ಮೇಲೆ ಪ್ರಸ್ತಾಪಿಸಿದ ವ್ಯಕ್ತಿಯಲ್ಲವೆಂದಾಗುತ್ತದೆ. ಅವರು ಹ.ಮರ್ಯಮರ ತಂದೆಯಾಗಿದ್ದು, ಪ್ರಾಯಶಃ ಅವರ ಹೆಸರೂ ಇಮ್ರಾನ್ ಎಂದಾಗಿರಬಹುದು. ಇಮ್ರಾನ್‌ನ ಸ್ತ್ರೀ ಎಂದರೆ 'ಆಲೆ ಇಮ್ರಾನ್'ನ ಸ್ತ್ರೀ ಎಂದು ಅರ್ಥೈಸುವುದಾದರೆ ಹ.ಮರ್ಯಮರ ತಾಯಿ ಇಮ್ರಾನ್ ಮನೆತನದವರಾಗಿದ್ದರೆಂದು ಭಾವಿಸಬೇಕಾಗುತ್ತದೆ.

39. ಅವರು ಮಿಹ್ರಾಬಿನಲ್ಲಿ ನಿಂತು ನಮಾಝ್ ಮಾಡುತ್ತಿದ್ದಾಗ ಪ್ರತ್ಯುತ್ತರವಾಗಿ ದೇವಚರರು ಕರೆದು ಹೀಗೆ ಹೇಳಿದರು, "ಅಲ್ಲಾಹ್ ನಿನಗೆ ಯಹ್ಯಾರ ಸುವಾರ್ತೆ ನೀಡುತ್ತಿದ್ದಾನೆ. ಅವನು ಅಲ್ಲಾಹನ ವತಿಯಿಂದ ಒಂದು 'ಫರಮಾನನ್ನು' (ಆಜ್ಞೆಯನ್ನು) ದೃಢ ಪಡಿಸುವವನಾಗಿ ಬರುವನು. ಅವನಲ್ಲಿ ನಾಯಕತ್ವ ಮತ್ತು ಹಿರಿತನವಿರುವುದು. ಅತ್ಯುನ್ನತ ವ್ಯವಸ್ಥಾಪನಾ ಸಾಮರ್ಥ್ಯವಿರುವುದು. ಅವನು ಪ್ರವಾದಿತ್ವವನ್ನು ಹೊಂದುವನು ಮತ್ತು ಸಜ್ಜನರಲ್ಲಿ ಗಣಿಸಲ್ಪಡುವನು."

فَادَتْهُ الْمَلِكَةُ وَهُوَ قَائِمٌ يُصَلِّي فِي
الْمِحْرَابِ أَنْ اللَّهَ يُبَشِّرُكَ بِخَيْرٍ مُصَدِّقًا
بِكَلِمَةٍ مِّنَ اللَّهِ وَسَيِّدًا أَوْحَاصُورًا وَنَبِيًّا
مِّنَ الصَّالِحِينَ ﴿٣٩﴾

40. ಆಗ ಝಕರಿಯ್ಯಾರವರು, "ಓ ನನ್ನ ಪ್ರಭೂ, ನನ್ನಲ್ಲಿ ಪುತ್ರ ಸಂತತಿ ಉಂಟಾಗುವುದೆಲ್ಲಿಂದ? ನಾನು ಅತಿವೃದ್ಧನಾಗಿದ್ದೇನೆ ಮತ್ತು ನನ್ನ ಪತ್ನಿ ಬಂಜೆಯಾಗಿದ್ದಾಳೆ" ಎಂದರು. ಉತ್ತರ ಸಿಕ್ಕಿತು- "ಹಾಗೆಯೇ ಆಗುವುದು.¹⁰ ಅಲ್ಲಾಹನು ತಾನಿಚ್ಛಿಸುವುದನ್ನು ಮಾಡುತ್ತಾನೆ."

قَالَ رَبِّ إِنِّي لَمَعْلُومٌ قَدْ بَلَغَنِي
الْكِبَرُ وَأُمْرَاتِي عَاقِرٌ قَالَ كَذَلِكَ
اللَّهُ يَفْعَلُ مَا يَشَاءُ ﴿٤٠﴾

41. ಆಗ ಅವರು ಹೀಗೆ ನಿವೇದಿಸಿದರು, "ನನ್ನ ಪ್ರಭೂ, ಹಾಗಾದರೆ ನನಗೊಂದು ಕುರುಹನ್ನು ನಿರ್ಧರಿಸಿಬಿಡು." ಉತ್ತರ (ಹೀಗೆ) ಬಂತು- "ನೀವು ಮೂರು ದಿನಗಳ ತನಕ ಜನರೊಡನೆ ಸನ್ನೆಗಳ ಮೂಲಕ ವಿನಾ ಏನೂ ಮಾತನಾಡಲಿಕ್ಕಿಲ್ಲ (ಅಥವಾ ನಿಮ್ಮಿಂದ ಮಾತಾಡಲಿಕ್ಕಾಗದು). ಇದೇ ನಿಮಗೆ ಕುರುಹು. ಈ ಅವಧಿಯಲ್ಲಿ ನಿಮ್ಮ ಪ್ರಭುವನ್ನು ಅತಿ ಹೆಚ್ಚಾಗಿ ಸ್ಮರಿಸಬೇಕು ಮತ್ತು ಪ್ರಭಾತ, ಪ್ರದೋಷಗಳಲ್ಲಿ ಅವನ ಸ್ತುತಿಗೈಯುತ್ತಿರಬೇಕು."

قَالَ رَبِّ اجْعَلْ لِي آيَةً قَالَ آيَةُكَ
أَلَّا تَكَلَّمَ النَّاسُ ثَلَاثَةَ أَيَّامٍ إِلَّا رَمْرًا وَادَّكُرًا
رَّبِّكَ كَثِيرًا وَسَبِّحْ بِالْعَشِيِّ وَالْإِبْكَارِ ﴿٤١﴾

42. ಅನಂತರ ದೇವಚರರು ಮರ್ಯಮರ ಬಳಿಗೆ ಬಂದು (ಹೀಗೆ) ಹೇಳಿದ ಸಂದರ್ಭ ಬಂತು- "ಓ ಮರ್ಯಮ್, ಅಲ್ಲಾಹನು ನಿನ್ನನ್ನು ಪುನೀತಳನ್ನಾಗಿ ಮಾಡಿದನು ಮತ್ತು ನಿನಗೆ ಪರಿಶುದ್ಧತೆ ನೀಡಿದನು ಮತ್ತು ಸಮಸ್ತ ಲೋಕದ ಸ್ತ್ರೀಯರ ಮೇಲೆ ನಿನಗೆ ಶ್ರೇಷ್ಠತೆ ದಯಪಾಲಿಸಿ ತನ್ನ ಸೇವೆಗಾಗಿ ಆಯ್ದುಕೊಂಡನು."

وَإِذْ قَالَتِ الْمَلِكَةُ يَا مَرْيَمُ إِنَّ اللَّهَ
اصْطَفَاكِ وَطَهَّرَكِ وَاصْطَفَاكِ عَلَى
نِسَاءِ الْعَالَمِينَ ﴿٤٢﴾

43. ಓ ಮರ್ಯಮ್, ನಿನ್ನ ಪ್ರಭುವಿನ ಆಜ್ಞಾಪಾಲಕಿಯಾಗಿರು, ಅವನ ಮುಂದೆ ಸಾಷ್ಟಾಂಗವೆರಗು, ಅವನ ಮುಂದೆ ಬಾಗುವವರೊಂದಿಗೆ ನೀನೂ ಬಾಗು."

يَا مَرْيَمُ اقْنُتِي لِرَبِّكِ وَاسْجُدِي وَ
ارْكَعِي مَعَ الرَّاكِعِينَ ﴿٤٣﴾

9. ಅಲ್ಲಾಹನ 'ಫರಮಾನು' (ಆಜ್ಞೆ) ಎಂದರೆ ಪ್ರವಾದಿ ಈಸಾ(ಅ) ಆಗಿದ್ದಾರೆ. ಅವರ ಜನನ ಅಲ್ಲಾಹನ ಅಸಾಮಾನ್ಯ ಆಜ್ಞೆಯ ಮೂಲಕ ಅಸ್ಯಾಭಾವಿಕ ರೀತಿಯಿಂದಾದುದರಿಂದ ಅವರನ್ನು ಪವಿತ್ರ ಕುರ್ಆನಿನಲ್ಲಿ "ಕಲಿಮತುಮ್ಮಿನಲ್ಲ್ಹಾಹ್" ಅರ್ಥಾತ್ 'ಅಲ್ಲಾಹನ ಆಜ್ಞೆ' ಎನ್ನಲಾಗಿದೆ.

10. ಅರ್ಥಾತ್- ನಿನ್ನ ವೃದ್ಧಾಪ್ಯ ಮತ್ತು ನಿನ್ನ ಪತ್ನಿಯ ಬಂಜೆತನದ ಹೊರತಾಗಿಯೂ ಅಲ್ಲಾಹನು ನಿನಗೆ ಪುತ್ರನನ್ನು ದಯಪಾಲಿಸುವನು.

44. ಓ ಪೈಗಂಬರರೇ, ಇವು ನಿಮಗೆ ದಿವ್ಯವಾಣಿಯ ಮೂಲಕ ನಾವು ನೀಡುತ್ತಿರುವ ಅಗೋಚರ ವೃತ್ತಾಂತಗಳು. ಅನ್ಯಥಾ ಹೈಕಲ್ (ಮಹಾ ಆರಾಧನಾಲಯದ)ನ ಸೇವಕರು ಮರ್ಯಮರ ಪಾಲಕ ಯಾರಾಗಬೇಕೆಂಬ ಬಗ್ಗೆ ಲೇಖನಿಗಳನ್ನೆಸೆಯುತ್ತಿದ್ದಾಗ¹¹ ನೀವು ಅಲ್ಲಿ ಉಪಸ್ಥಿತರಿದ್ದಿಲ್ಲ ಮತ್ತು ಅವರೊಳಗೆ ಜಗಳವಾಗುತ್ತಿದ್ದಾಗಲೂ ನೀವು ಅಲ್ಲಿರಲಿಲ್ಲ.

ذٰلِكَ مِنْ اَنْبَاءِ الْغَيْبِ نُوحِيهِ اِلَيْكَ وَ مَا كُنْتَ لَدَيْهِمْ اِذْ يُلْقُونَ اَقْلَامَهُمْ اَيُّهُمْ يَكْفُلُ مَرْيَمَ وَمَا كُنْتَ لَدَيْهِمْ اِذْ يَخْتَصِمُونَ ﴿٤٤﴾

45. ದೇವಚರರು ಹೀಗೆಂದರು - "ಓ ಮರ್ಯಮ್, ಅಲ್ಲಾಹನು ನಿನಗೆ ತನ್ನ ಒಂದು 'ಫರಮಾನಿನ' (ಆಜ್ಞೆಯ) ಸುವಾರ್ತೆ ನೀಡುತ್ತಾನೆ. ಅವನ ಹೆಸರು ಮರ್ಯಮಳ ಪುತ್ರ ಮಸೀಹ್ ಈಸಾ ಎಂದಿರುವುದು. ಅವನು ಇಹ ಮತ್ತು ಪರಗಳಲ್ಲಿ ಪ್ರತಿಷ್ಠಿತನಾಗುವನು. ಅಲ್ಲಾಹನ ನಿಕಟ ದಾಸರಲ್ಲಿ ಗಣಿಸಲ್ಪಡುವನು.

اِذْ قَالَتِ الْمَلِكَةُ مَرْيَمُ ارَبِّ اللّٰهِ يُبَشِّرُكِ بِكَلِمَةٍ مِنْهُ ؕ اسْمُهُ الْمَسِيحُ عِيسَى ابْنُ مَرْيَمَ وَجِيهًا فِي الدُّنْيَا وَ الْآخِرَةِ وَ مِنَ الْمُقَرَّبِينَ ﴿٤٥﴾

46. ತೊಟ್ಟಿಲಲ್ಲಿಯೂ ಅತಿ ವೃದ್ಧಾಪ್ಯಕ್ಕೆ ತಲುಪಿದಾಗಲೂ ಜನರೊಡನೆ ಮಾತನಾಡುವನು ಮತ್ತು ಅವನೊಬ್ಬ ಸಜ್ಜನನಾಗಿರುವನು."

وَ يُكَلِّمُ النَّاسَ فِي الْمَهْدِ وَ كَهَلًا وَ مِنَ الصّٰلِحِيْنَ ﴿٤٦﴾

47. ಇದನ್ನು ಕೇಳಿ ಮರ್ಯಮ್ ಹೇಳಿದರು, "ಓ ನನ್ನ ಪ್ರಭೂ, ನನ್ನಲ್ಲಿ ಮಗುವಾಗುವುದೆಂದಿಲ್ಲ? ನನ್ನನ್ನು ಪುರುಷನಾರೂ ಸೃಷ್ಟಿಸಿಲ್ಲ." ಉತ್ತರ ಸಿಕ್ಕಿತು, -"ಹಾಗೆಯೇ ಸಂಭವಿಸುವುದು."¹² ಅಲ್ಲಾಹನು ತಾನಿಚ್ಛಿಸಿದುದನ್ನು ಸೃಷ್ಟಿಸುತ್ತಾನೆ. ಅವನು ಯಾವುದಾದರೊಂದು ಕಾರ್ಯವನ್ನು ಮಾಡಲು ನಿರ್ಧರಿಸಿದಾಗ, 'ಆಗು' ಎನ್ನುತ್ತಾನೆ ಮತ್ತು ಅದು ಆಗಿ ಬಿಡುತ್ತದೆ.

قَالَتْ رَبِّ اَنْ يَكُوْنُ لِيْ وَ كَذٰلِكَ اللهُ يَخْلُقُ مَا يَشَاءُ ؕ اِذَا قَضٰى اَمْرًا فَاِنَّمَا يَقُوْلُ لَهُ كُنْ فَيَكُوْنُ ﴿٤٧﴾

48. (ದೇವಚರರು ತಮ್ಮ ಮಾತು ಮುಂದುವರಿಸುತ್ತ ಹೇಳಿದರು)- "ಅಲ್ಲಾಹನು ಅವನಿಗೆ ಗ್ರಂಥ ಮತ್ತು ಯುಕ್ತಿಯ ಶಿಕ್ಷಣ ನೀಡುವನು. ತೌರಾತ್ ಮತ್ತು ಇಂಜಿಲಿನ ವಿದ್ಯೆ ಕಲಿಸುವನು.

وَ يُعَلِّمُهُ الْكِتٰبَ وَ الْحِكْمَةَ وَ التّٰوْرٰةَ وَ الْاِنْجِيْلَ ﴿٤٨﴾

49. ಮತ್ತು ಅವನನ್ನು ಬನೀಇಸ್ರಾಅೀಲರ ಕಡೆಗೆ ಸಂದೇಶವಾಹಕ ನನ್ನಾಗಿ ನೇಮಕ ಮಾಡುವನು." (ಅವನು ಸಂದೇಶವಾಹಕನ ನೆಲೆಯಲ್ಲಿ ಬನೀಇಸ್ರಾಅೀಲರ ಬಳಿಗೆ ಬಂದಾಗ ಹೀಗೆ ಹೇಳಿದನು) "ನಾನು ನಿಮ್ಮ ಪ್ರಭುವಿನ ವತಿಯಿಂದ ನಿಮ್ಮ ಬಳಿಗೆ

وَ رَسُوْلًا اِلَىٰ بَنِي اِسْرٰٓءِيْلَ ؕ اِنِّيْ قَدْ جِئْتُكُمْ بِآيٰتٍ مِنْ رَّبِّكُمْ اِنِّيْ اَخْلَقْتُ لَكُمْ مِنَ الطّٰيْنِ الطّٰيْرَ فَاَنْفَخْتُ فِيْهِ

11. ಅರ್ಥಾತ್- ಅದೃಷ್ಟ ಚಟಿಯನ್ನೆಸೆಯುತ್ತಿದ್ದರು.

12. ಅರ್ಥಾತ್- ಯಾವುದೇ ಪುರುಷ ನಿನ್ನನ್ನು ಸೃಷ್ಟಿಸಿರದಿದ್ದರೂ ನಿನಗೆ ಮಗು ಜನಿಸುವುದು.

ಕುರುಹುಗಳೊಂದಿಗೆ ಬಂದಿರುತ್ತೇನೆ. ನಾನು ನಿಮ್ಮ ಮುಂದೆ ಪಕ್ಷಿ ರೂಪದ ಆಕೃತಿ ಮಾಡುತ್ತೇನೆ ಮತ್ತು ಅದಕ್ಕೆ ಉಸಿರೂದಿ ಬಿಡುತ್ತೇನೆ. ಅದು ಅಲ್ಲಾಹನ ಅಪ್ಪಣೆಯಿಂದ ಪಕ್ಷಿಯಾಗುತ್ತದೆ. ನಾನು ಅಲ್ಲಾಹನ ಅಪ್ಪಣೆಯಿಂದ ಹುಟ್ಟು ಕುರುಡರನ್ನೂ ಕುಷ್ಮರೋಗಿಗಳನ್ನೂ ಗುಣಪಡಿಸುತ್ತೇನೆ ಮತ್ತು ಅವನ ಅಪ್ಪಣೆಯಿಂದ ಸತ್ತವರನ್ನು ಜೀವಂತಗೊಳಿಸುತ್ತೇನೆ. ನೀವು ಏನು ಉಣ್ಣುತ್ತೀರೆಂಬುದನ್ನೂ ನಿಮ್ಮ ಮನೆಗಳಲ್ಲಿ ಏನೇನನ್ನು ದಾಸ್ತಾನು ಮಾಡಿಡುತ್ತೀರೆಂಬುದನ್ನೂ ಹೇಳುತ್ತೇನೆ. ನೀವು ವಿಶ್ವಾಸವಿರಿಸುವವರಾದರೆ ನಿಮಗೆ ಇದರಲ್ಲಿ ಸಾಕಷ್ಟು ನಿದರ್ಶನವಿದೆ.

فَيَكُونُ طَيْرًا بِإِذْنِ اللَّهِ وَابْرَأَى الْأَكْمَامَ
وَالْأَبْرَصَ وَ أَحْيَى الْمَوْتَى بِإِذْنِ اللَّهِ وَ
أَنْبَتَكُمْ بِمَا تَأْكُلُونَ وَمَا تَدَّخِرُونَ فِي
بُيُوتِكُمْ إِنَّ فِي ذَلِكَ لَآيَةً لِّكُمْ إِنْ
كُنْتُمْ مُؤْمِنِينَ ﴿٤٩﴾

50. ನಾನು ತೌರಾತಿನಲ್ಲಿರುವುದರ ಪೈಕಿ ಇದೀಗ ನನ್ನ ಕಾಲದಲ್ಲಿರುವ ಶಿಕ್ಷಣ ಮತ್ತು ಸನ್ಮಾರ್ಗದರ್ಶನವನ್ನು ದೃಢೀಕರಿಸುವವನಾಗಿ ಬಂದಿರುತ್ತೇನೆ ಮತ್ತು ನಿಮಗಾಗಿ ನಿಷಿದ್ಧಗೊಳಿಸಲ್ಪಟ್ಟಿರುವ ಕೆಲವು ವಸ್ತುಗಳನ್ನು ಧರ್ಮಸಮ್ಮತಗೊಳಿಸಲಿಕ್ಕಾಗಿ ನಾನು ಬಂದಿರುತ್ತೇನೆ.¹³ ನೋಡಿರಿ, ನಾನು ನಿಮ್ಮ ಬಳಿಗೆ ನಿಮ್ಮ ಪ್ರಭುವಿನ ಕುರುಹನ್ನು ತೆಗೆದುಕೊಂಡು ಬಂದಿರುತ್ತೇನೆ. ಆದುದರಿಂದ ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನ ಅನುಸರಣೆ ಮಾಡಿರಿ.

وَمَصَدِّقًا لِّمَا بَيْنَ يَدَيْهِ مِنَ التَّوْرَةِ
وَلِأَجْلِ لَكُمْ بَعْضَ الَّذِي حُرِّمَ عَلَيْكُمْ
وَجِئْتُكُمْ بِآيَةٍ مِّنْ رَبِّكُمْ فَاتَّقُوا
اللَّهَ وَاطِيعُونَ ﴿٥٠﴾

51. ಅಲ್ಲಾಹನು ನನ್ನ ಪ್ರಭುವೂ ಆಗಿರುತ್ತಾನೆ ನಿಮ್ಮ ಪ್ರಭುವೂ ಆಗಿರುತ್ತಾನೆ. ಆದುದರಿಂದ ನೀವು ಅವನ ದಾಸ್ಯ-ಆರಾಧನೆಯನ್ನೇ ಮಾಡಿರಿ. ಇದೇ ನೇರ ಮಾರ್ಗವಾಗಿದೆ.

إِنَّ اللَّهَ رَبِّي وَرَبِّكُمْ فَأَعْبُدُواهُ هَدًى
صِرَاطٍ مُّسْتَقِيمٍ ﴿٥١﴾

52. ಬನೀಇಸ್ರಾಅೀಲರು ಅಧರ್ಮ ಹಾಗೂ ಸತ್ಯನಿಷೇಧಕ್ಕೆ ಸನ್ನದ್ಧರಾಗಿರುವುದನ್ನು ಈಸಾರವರು ಮನಗಂಡಾಗ, "ಅಲ್ಲಾಹನ ಮಾರ್ಗದಲ್ಲಿ ನನ್ನ ಸಹಾಯಕರಾಗುವವರು ಯಾರು?" ಎಂದು ಕೇಳಿದರು. ಹವಾರಿಗಳು¹⁴ ಉತ್ತರಕೊಟ್ಟರು - "ನಾವು ಅಲ್ಲಾಹನ ಸಹಾಯಕರಾಗಿದ್ದೇವೆ."¹⁵ ನಾವು ಅಲ್ಲಾಹನ ಮೇಲೆ

فَلَمَّا أَحَسَّ عِيسَى مِنْهُمُ الْكُفْرَ قَالَ
مَنْ أَنْصَارِي إِلَى اللَّهِ قَالَ الْحَوَارِيُّونَ
نَحْنُ أَنْصَارُ اللَّهِ آمَنَّا بِاللَّهِ وَأَشْهَدُ
بِآبَائِنَا مُسْلِمُونَ ﴿٥٢﴾

13. ಅರ್ಥಾತ್- ನಿಮ್ಮಲ್ಲಿನ ಅಜ್ಞಾನಿಗಳ ಮೂಢನಂಬಿಕೆ, ನಿಮ್ಮ ಕರ್ಮಶಾಸ್ತ್ರಜ್ಞರ ಕಾನೂನಿನ ಕೂದಲು ಸೀಳುವಿಕೆ, ನಿಮ್ಮಲ್ಲಿನ ಸನ್ಯಾಸಪ್ರಿಯರ ಕಾರಿಣ್ಯ, ಇತ್ಯಾದಿಗಳು. ಅಲ್ಲದೆ ಮುಸ್ಲಿಮೇತರ ಸಮುದಾಯಗಳ ಪ್ರಾಬಲ್ಯದಿಂದಾಗಿ ನಿಮ್ಮಲ್ಲಿ ನೈಜ ಶರೀಅತ್ (ಧರ್ಮಶಾಸ್ತ್ರ)ನಲ್ಲಿ ಸೇರ್ಪಡೆಗೊಂಡಿರುವ ಬಂಧನಗಳನ್ನು ನಾನು ರದ್ದುಪಡಿಸುತ್ತೇನೆ. ಅಲ್ಲಾಹನು ಸಿಂಧುಗೊಳಿಸಿರುವ ಅಥವಾ ನಿಷೇಧಿಸಿರುವವುಗಳನ್ನೇ ನಾನು ನಿಮಗೆ ಸಿಂಧು ಅಥವಾ ನಿಷಿದ್ಧಗೊಳಿಸುತ್ತೇನೆ.

14. ಹವಾರಿ ಎಂಬ ಪದದ ಅರ್ಥವು ನಮ್ಮಲ್ಲಿ ಪ್ರಚಲಿತವಿರುವ ಅನ್ಬಾರ್ (ಸಹಾಯಕರು) ಎಂಬ ಪದದ ಅರ್ಥವೇ ಆಗಿದೆ.

15. ಅರ್ಥಾತ್- ಅಲ್ಲಾಹನ ಮಾರ್ಗದ ಕೆಲಸದಲ್ಲಿ ನಿಮ್ಮ ಸಹಾಯಕರು.

<p>ವಿಶ್ವಾಸವಿಟ್ಟಿದ್ದೇವೆ. ನಾವು ಮುಸ್ಲಿಮ್ (ಅಲ್ಲಾಹನ ಮುಂದೆ ದಾಸ್ಯ-ಅನುಸರಣೆಗಾಗಿ ಶಿರಬಾಗುವವರು) ಎಂಬ ಬಗ್ಗೆ ನೀವು ಸಾಕ್ಷ್ಯ ವಹಿಸಿರಿ.</p>	
<p>53. ಓ ನಮ್ಮ ಪ್ರಭೂ, ನೀನು ಅವತೀರ್ಣಗೊಳಿಸಿದ ಆದೇಶವನ್ನು ನಾವು ಒಪ್ಪಿಕೊಂಡೆವು ಮತ್ತು ಸಂದೇಶವಾಹಕರ ಅನುಸರಣೆ ಯನ್ನೂ ಸ್ವೀಕರಿಸಿದೆವು. ನಮ್ಮ ಹೆಸರುಗಳನ್ನು ಸಾಕ್ಷ್ಯವಹಿಸುವವ ರಲ್ಲಿ ಬರೆದುಕೋ.</p>	<p>رَبَّنَا آمَنَّا بِمَا أَنْزَلْتَ وَاتَّبَعْنَا الرَّسُولَ فَاكْتُبْنَا مَعَ الشَّاهِدِينَ ﴿٥٣﴾</p>
<p>54. ಅದಲ್ಲದೆ ಬನೀಇಸ್ರಾಈಲರು (ಮಸೀಹರ ವಿರುದ್ಧ) ಗೂಢ ತಂತ್ರಗಳನ್ನು ಮಾಡ ತೊಡಗಿದರು. ಅದಕ್ಕೆ ಪ್ರತಿಯಾಗಿ ಅಲ್ಲಾಹನೂ ತನ್ನ ಗೂಢ ತಂತ್ರವನ್ನು ಮಾಡಿದನು ಮತ್ತು ಇಂತಹ ತಂತ್ರಗಳಲ್ಲಿ ಅಲ್ಲಾಹನು ಅತ್ಯುನ್ನತನು.</p>	<p>وَمَكْرُوا وَمَكَرَ اللَّهُ وَاللَّهُ خَيْرُ الْمَكْرِينَ ﴿٥٤﴾</p>
<p>55. (ಅದು ಅಲ್ಲಾಹನ ಗೂಢ ತಂತ್ರವೇ ಆಗಿತ್ತು) ಅಲ್ಲಾಹನು ಹೀಗೆ ಹೇಳಿದನು, "ಓ ಈಸಾ, ನಾನೀಗ ನಿನ್ನನ್ನು ಹಿಂದಕ್ಕೆ ಪಡಕೊಳ್ಳುವೆನು" ಮತ್ತು ನಿನ್ನನ್ನು ನನ್ನ ಕಡೆಗೆ ಎತ್ತಿಕೊಳ್ಳುವೆನು ಮತ್ತು ನಿನ್ನನ್ನು ನಿರಾಕರಿಸಿದವರಿಂದ (ಅರ್ಥಾತ್ ಅವರ ಸಂಗಡ ಮತ್ತು ಅವರಿರುವ ಹೊಲಸು ವಾತಾವರಣದಲ್ಲಿ ಅವರೊಂದಿಗೆ ವಾಸಿಸುವುದರಿಂದ) ನಿನ್ನನ್ನು ಪರಿಶುದ್ಧ ಗೊಳಿಸುವೆನು ಮತ್ತು ಪುನರುತ್ಥಾನದವರೆಗೂ ನಿನ್ನ ಅನುಸರಣೆ ಮಾಡುವವರನ್ನು ನಿನ್ನನ್ನು ನಿಷೇಧಿಸುವವರ ವೇಲೆ ಶ್ರೇಷ್ಠತೆಯಲ್ಲಿರಿಸುವೆನು. ನಿಮಗೆಲ್ಲರಿಗೂ ಕಟ್ಟಕಡೆಗೆ ನನ್ನ ಬಳಿ ಬರಲಿಕ್ಕಿದೆ. ಆಗ ನಾನು ನಿಮ್ಮ ನಡುವೆ ಭಿನ್ನಾಭಿಪ್ರಾಯ ವುಂಟಾಗಿದ್ದ ವಿಷಯಗಳ ತೀರ್ಮಾನ ಮಾಡುವೆನು.</p>	<p>إِذْ قَالَ اللَّهُ لِيُعِيسَى ابْنِ مَرْيَمَ إِنِّي فَاعِلٌ فِيكَ آيَاتٍ كَبِيرًا ۖ وَرَأَيْتَكَ إِذْ رَفَعْنَا لَكَ ذِكْرَكَ ۖ وَمَنْ جَاءَكَ مِنَ الَّذِينَ كَفَرُوا وَجَاعِلٌ لِلَّذِينَ كَفَرُوا إِلَى يَوْمِ الْقِيَامَةِ ثُمَّ إِلَىٰ مَرْجِعِكُمْ فَأَحْكُمْ بَيْنَكُمْ فَبِمَا كُنْتُمْ فِيهِ تَخْتَلِفُونَ ﴿٥٥﴾</p>
<p>56. ಅಧರ್ಮ ಮತ್ತು ನಿಷೇಧ ನೀತಿಯನ್ನು ಸರಿಸುವವರಿಗೆ ಇಹ-ಪರಗಳೆರಡರಲ್ಲೂ ಕಠಿಣ ಶಿಕ್ಷೆ ಕೊಡುವೆನು ಮತ್ತು ಅವರು ಯಾವ ಸಹಾಯಕರನ್ನೂ ಪಡೆಯಲಾರರು.</p>	<p>فَأَمَّا الَّذِينَ كَفَرُوا فَاعَذِّبْنَهُمْ عَذَابًا شَدِيدًا فِي الدُّنْيَا وَالْآخِرَةِ وَمَا لَهُمْ مِنْ نَصِيرِينَ ﴿٥٦﴾</p>
<p>57. ಸತ್ಯವಿಶ್ವಾಸ ಮತ್ತು ಸತ್ಯರ್ಮಗಳ ನಿಲುಮೆಯನ್ನಿರಿಸಿಕೊಂಡವರಿಗೆ ಅವರ ಪ್ರತಿಫಲಗಳು ಸರ್ವಸಂಪೂರ್ಣವಾಗಿ ಕೊಡಲ್ಪಡುವವು ಮತ್ತು ಅಲ್ಲಾಹನು ಅಕ್ರಮಿಗಳನ್ನು ಎಂದೆಂದಿಗೂ ಪ್ರೀತಿಸುವುದಿಲ್ಲ (ಎಂಬುದನ್ನು ಚೆನ್ನಾಗಿ ತಿಳಿದುಕೊಳ್ಳಿರಿ.)</p>	<p>وَأَمَّا الَّذِينَ آمَنُوا وَعَمِلُوا الصَّالِحَاتِ فَيُؤْتِيهِمْ أَجْرَهُمْ ط وَاللَّهُ لَا يُحِبُّ الظَّالِمِينَ ﴿٥٧﴾</p>
<p>16. ಮೂಲದಲ್ಲಿ 'ಮುತವಪ್ಪೀಕ' ಎಂಬ ಪದ ಪ್ರಯೋಗವಾಗಿದೆ. 'ತವಪ್ಪಿ'ಯ ನಿಜಾರ್ಥ ಪಡೆಯುವುದು ಅಥವಾ ಮಾಡುವುದು. ಇದು 'ಪ್ರಾಣ ತೆಗೆಯುವುದು' ಎಂಬ ಅರ್ಥದಲ್ಲಿ ಉಪಯೋಗವಾಗುವುದು ಅದರ ಶಬ್ದಾರ್ಥದಿಂದಲ್ಲ, ಸೂಚ್ಯ ಅರ್ಥದಿಂದಾಗಿದೆ.</p>	

58. ಓ ಪೈಗಂಬರರೇ, ಇವು ನಿಮಗೆ ನಾವು ಕೇಳಿಸುತ್ತಿರುವ ನಿದರ್ಶನಗಳು ಹಾಗೂ ಯುಕ್ತಿಪೂರ್ಣ ಉದ್ಬೋಧಗಳು.

ذَلِكَ نَتْلُوهُ عَلَيْكَ مِنَ الْآيَاتِ وَالذِّكْرِ الْحَكِيمِ ﴿٥٨﴾

59. ಅಲ್ಲಾಹನ ಬಳಿ 'ಈಸಾರ' ಉಪಮೆಯು ಆದಮರಂತಿದೆ. ಅಲ್ಲಾಹನು ಅವರನ್ನು (ಆದಮರನ್ನು) ಮಣ್ಣಿನಿಂದ ಸೃಷ್ಟಿಸಿ, 'ಆಗು' ಎಂದು ಆಜ್ಞೆ ಕೊಟ್ಟನು. ಆಗ ಅವರು ಉಂಟಾದರು.¹⁷

إِنَّ مَثَلَ عِيسَىٰ عِنْدَ اللَّهِ كَمَثَلِ آدَمَ خَلَقَهُ مِنْ تُرَابٍ ثُمَّ قَالَ لَهُ كُنْ فَيَكُونُ ﴿٥٩﴾

60. ಇದು ನಿಮ್ಮ ಪ್ರಭುವಿನ ವತಿಯಿಂದ ತಿಳಿಯಪಡಿಸಲಾಗುವ ಸತ್ಯ ವಿಷಯ ಮತ್ತು ನೀವು ಇದರಲ್ಲಿ ಸಂದೇಹ ತಾಳುವವರಲ್ಲಾಗಬೇಡಿರಿ.

الْحَقُّ مِنْ رَبِّكَ فَلَا تَكُنُ مِنَ الْمُمْتَرِينَ ﴿٦٠﴾

61. ಈ (ದಿವ್ಯ)ಜ್ಞಾನ ಬಂದ ಬಳಿಕ ಈ ವಿಷಯದಲ್ಲಿ ಇನ್ನಾರಾದರೂ ನಿಮ್ಮೊಡನೆ ಜಗಳವಾಡಿದರೆ, ಓ ಪೈಗಂಬರರೇ, ಅವರೊಡನೆ ಹೀಗೆ ಹೇಳಿರಿ, -"ಬನ್ನಿರಿ, ನಾವೂ ನೀವೂ ಬಂದು ಸೇರೋಣ ಮತ್ತು ನಮ್ಮ ಮಕ್ಕಳು ಮರಿಗಳನ್ನೂ ಕರೆತರೋಣ ಮತ್ತು ಸುಳ್ಳುಗಾರನ ಮೇಲೆ ಅಲ್ಲಾಹನ ಅಭಿಶಪನವಿರಲೆಂದು ಪ್ರಾರ್ಥಿಸೋಣ.

فَمَنْ حَاجَّكَ فِيهِ مِنْ بَعْدِ مَا جَاءَكَ مِنَ الْعِلْمِ فَقُلْ تَعَالَوْا نَدْعُ آبَاءَنَا وَآبَاءَكُمْ وَنِسَاءَنَا وَنِسَاءَكُمْ وَأَنْفُسَنَا وَأَنْفُسَكُمْ ثُمَّ نَبْتَهِلْ فَنَجْعَلْ لَعْنَتَ اللَّهِ عَلَى الْكٰذِبِينَ ﴿٦١﴾

62. ಇವು ಅತ್ಯಂತ ವಾಸ್ತವಿಕ ಘಟನೆಗಳು ಮತ್ತು ವಾಸ್ತವದಲ್ಲಿ ಅಲ್ಲಾಹನ ಹೊರತು ಅನ್ಯ ಆರಾಧ್ಯನಾರೂ ಇಲ್ಲ. ನಿಸ್ಸಂದೇಹವಾಗಿ ಅಲ್ಲಾಹನ ಶಕ್ತಿಯೇ ಅತ್ಯುನ್ನತವಾಗಿದ್ದು, ಅವನ ಯುಕ್ತಿಯೇ ಸಂಪೂರ್ಣ ವಿಶ್ವವ್ಯವಸ್ಥೆಯಲ್ಲಿ ಸಕ್ರಿಯವಾಗಿದೆ.

إِنَّ هَذَا اللَّهُ الْقَضَى الْحَقُّ وَمَا مِنْ إِلَهٍ إِلَّا اللَّهُ وَإِنَّ اللَّهَ لَهُ الْعَرْشُ الْحَكِيمُ ﴿٦٢﴾

63. ಆದುದರಿಂದ ಅವರು (ಈ ಶರತ್ತಿನಲ್ಲಿ ಸ್ಪರ್ಧೆಗೆ ಮುಂದೆ ಬರಲು) ನಿರಾಕರಿಸಿದರೆ (ಅವರು ಕಿಡಿಗೇಡಿಗಳೆಂಬ ವಿಷಯ ಸ್ಪಷ್ಟವಾಗುವುದು) ಮತ್ತು ಅಲ್ಲಾಹನಂತೂ ಕಿಡಿಗೇಡಿಗಳ ಸ್ಥಿತಿಗತಿಗಳನ್ನು ಚೆನ್ನಾಗಿ ಅರಿತಿರುವವನೇ ಆಗಿರುತ್ತಾನೆ.

فَإِنْ تَوَلَّوْا فَإِنَّ اللَّهَ عَلِيمٌ بِالْمُفْسِدِينَ ﴿٦٣﴾

64. ಓ ಪೈಗಂಬರರೇ, ಹೇಳಿರಿ- "ಓ ಗ್ರಂಥದವರೇ, ನಿಮ್ಮ ಮತ್ತು ನಮ್ಮೊಳಗೆ ಸಮಾನವಾಗಿರುವ ವಿಷಯಗಳ ಕಡೆಗೆ ಬನ್ನಿರಿ.

قُلْ يَا أَهْلَ الْكِتَابِ تَعَالَوْا إِلَىٰ كَلِمَةٍ سَوَاءٍ بَيْنَنَا وَبَيْنَكُمْ أَلَّا نَعْبُدَ إِلَّا اللَّهَ وَلَا نُشْرِكَ

17. ಅರ್ಥಾತ್- ತಂದೆಯಲ್ಲದೆ ಹುಟ್ಟುವುದೇ ಓರ್ವನನ್ನು ದೇವ ಅಥವಾ ದೇವಪುತ್ರನೆನ್ನಲು ಸಾಕಷ್ಟು ಪುರಾವೆಯಾಗಿದ್ದರೆ ಕ್ರೈಸ್ತರು ಹ. ಆದಮರ(ಅ) ಕುರಿತು ಅದಕ್ಕಿಂತ ಉನ್ನತವಾದ ವಿಶ್ವಾಸವನ್ನು ಪ್ರತಿಪಾದಿಸಬೇಕಾಗಿತ್ತು. ಏಕೆಂದರೆ ಮಸೀಹ್(ಅ) ತಂದೆಯಲ್ಲದೆ ಹುಟ್ಟಿದ್ದರು ನಿಜ. ಆದರೆ ಆದಮ(ಅ) ತಂದೆ-ತಾಯಿಗಳಿಬ್ಬರೂ ಇಲ್ಲದೆ ಹುಟ್ಟಿದ್ದರು.

<p>ಅದೆಂದರೆ - ನಾವು ಅಲ್ಲಾಹನ ಹೊರತು ಇತರ ಯಾರ ದಾಸ್ಯ-ಆರಾಧನೆಯನ್ನೂ ಮಾಡದಿರೋಣ. ಅವನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡದಿರೋಣ ಮತ್ತು ನಮ್ಮ ಪೈಕಿ ಯಾರೂ ಅಲ್ಲಾಹನ ಹೊರತು ಇತರ ಯಾರನ್ನೂ ತನ್ನ ಪ್ರಭುವಾಗಿರಿಸದಿರೋಣ." ಈ ಕರೆಯನ್ನು ಸ್ವೀಕರಿಸಲು ಅವರು ಹಿಂಜರಿದರೆ, ನಾವಂತು ಮುಸ್ಲಿಮರು (ಕೇವಲ ಅಲ್ಲಾಹನ ದಾಸ್ಯ-ಆರಾಧನೆ ಮತ್ತು ದಾಸ್ಯ-ಅನುಸರಣೆ ಮಾಡುವವರು) ಎಂದು ಸ್ಪಷ್ಟವಾಗಿ ಹೇಳಿಬಿಡಿರಿ.</p>	<p>بِهِ شَيْئًا وَلَا يَتَّخِذَ بَعْضُنَا بَعْضًا أَرْبَابًا مِّنْ دُونِ اللَّهِ فَإِن تَوَلَّوْا فَقُولُوا اشْهَدُوا بِآثَانِ مُسْلِمُونَ ﴿١٥﴾</p>
<p>65. ಓ ಗ್ರಂಥದವರೇ, ನೀವು ಇಬ್‌ರಾಹೀಮರ ವಿಷಯದಲ್ಲಿ ನಮ್ಮೊಂದಿಗೆ ಏಕೆ ಜಗಳಾಡುತ್ತೀರಿ? 'ತೌರಾತ್' ಮತ್ತು 'ಇಂಜೀಲ್' ಇಬ್‌ರಾಹೀಮರ ಅನಂತರವೇ ಅವತೀರ್ಣಗೊಂಡವೆಯಷ್ಟೆ. ಇನ್ನೇನು ನಿಮಗೆ ಇಷ್ಟೂ ತಿಳಿಯುವುದಿಲ್ಲವೇ?</p>	<p>يَا أَهْلَ الْكِتَابِ لِمَ تَحْجُونَ فِي إِبْرَاهِيمَ وَمَا نَزَّلَتِ التَّوْرَةَ وَالْإِنْجِيلَ إِلَّا مِنْ بَعْدِهِ أَفَلَا تَعْقِلُونَ ﴿١٥﴾</p>
<p>66. ನೀವು ನಿಮಗೆ ತಿಳಿದಿರುವ ವಿಷಯದಲ್ಲಿ ಸಾಕಷ್ಟು ವಾದಗಳನ್ನು ಮಾಡಿಯಾಯಿತು. ಈಗ ನಿಮಗೆ ತಿಳಿದಿಲ್ಲದ ವಿಷಯಗಳಲ್ಲಿ ಏಕೆ ವಾದಿಸುತ್ತಿರುವಿರಿ? ಅಲ್ಲಾಹನು ತಿಳಿದಿರುವನು; ನೀವು ತಿಳಿದಿರುವುದಿಲ್ಲ.</p>	<p>هَآأَنْتُمْ هَؤُلَاءِ حَآجَجْتُمْ فِيمَآ لَكُمْ بِهِ عِلْمٌ فَلِمَ تَحْجُونَ فِيمَآ لَيْسَ لَكُمْ بِهِ عِلْمٌ وَٱللَّهُ يَعْلَمُ وَأَنْتُمْ لَا تَعْلَمُونَ ﴿١٦﴾</p>
<p>67. ಇಬ್‌ರಾಹೀಮರು ಯಹೂದಿಯೋ ಕ್ರೈಸ್ತರೋ ಆಗಿರಲಿಲ್ಲ; ಅವರು ಓರ್ವ ಏಕನಿಷ್ಠ ಮುಸ್ಲಿಮರಾಗಿದ್ದರು¹⁸ - ಮತ್ತು ಅವರು ಬಹುದೇವವಿಶ್ವಾಸಿಗಳಂತು ಆಗಿರಲೇ ಇಲ್ಲ.</p>	<p>مَا كَانَ إِبْرَاهِيمَ يَهُودِيًّا وَلَا نَصْرَانِيًّا وَ لَكِن كَانَ حَنِيفًا مُّسْلِمًا وَمَا كَانَ مِنَ الْمُشْرِكِينَ ﴿١٧﴾</p>
<p>68. ಇಬ್‌ರಾಹೀಮರೊಂದಿಗೆ ಸಂಬಂಧವಿರಿಸಿಕೊಳ್ಳಲು ಎಲ್ಲರಿಗಿಂತಲೂ ಅಧಿಕ ಹಕ್ಕು ಸಲ್ಲುವುದಿದ್ದರೆ ಅದು ಅವರನ್ನು ಅನುಸರಿಸಿದವರಿಗೆ ಮತ್ತು ಈಗ ಈ ಪ್ರವಾದಿ ಹಾಗೂ ಇವರನ್ನು ಮಾನ್ಯ ಮಾಡುವವರು ಈ ವಿಷಯದಲ್ಲಿ ಅಧಿಕ ಹಕ್ಕುದಾರರು. ಅಲ್ಲಾಹನು ಸತ್ಯದ ಮೇಲೆ ವಿಶ್ವಾಸವಿಟ್ಟವರಿಗೆ ಮಾತ್ರ ಸಹಾಯಕನಾಗಿರುತ್ತಾನೆ.</p>	<p>إِنَّ أَوْلَى النَّاسِ بِإِبْرَاهِيمَ الَّذِينَ اتَّبَعُوهُ وَهَذَا السَّبِيحُ وَالَّذِينَ آمَنُوا وَٱللَّهُ وَلِيُّ الْمُؤْمِنِينَ ﴿١٨﴾</p>
<p>69. (ಓ ಸತ್ಯವಿಶ್ವಾಸಿಗಳೇ) ಗ್ರಂಥದವರ ಪೈಕಿ ಒಂದು ಪಂಗಡವು ನಿಮ್ಮನ್ನು ಯಾವ ವಿಧದಿಂದಲಾದರೂ ಸನ್ಮಾರ್ಗದಿಂದ ತಪ್ಪಿಸಿಬಿಡಬೇಕೆಂದು ಪ್ರಯತ್ನಿಸುತ್ತಿದೆ. ವಾಸ್ತವದಲ್ಲಿ ಅವರು</p>	<p>وَدَّتْ طَآئِفَةٌ مِّنْ أَهْلِ الْكِتَابِ لَوْ يَضِلُّوكُمْ وَمَا يُضِلُّونَ إِلَّا أَنفُسَهُمْ</p>
<p>18. ಮೂಲದಲ್ಲಿ 'ಹನೀಫ್' ಎಂಬ ಪದ ಪ್ರಯೋಗವಾಗಿದೆ. ಅದರ ಅರ್ಥ ಎಲ್ಲದರಿಂದಲೂ ವಿಮುಖನಾಗಿ ನಿರ್ದಿಷ್ಟ ಹಾದಿಯಲ್ಲಿ ನಡೆಯುವವನು ಎಂದಾಗಿದೆ. ಏಕನಿಷ್ಠ ಮುಸ್ಲಿಮ್ ಎಂಬ ಪದವನ್ನು ನಾವು ಈ ಅರ್ಥದಲ್ಲೇ ಉಪಯೋಗಿಸಿದ್ದೇವೆ.</p>	

<p>ತಮ್ಮನ್ನೇ ವಿನಾ ಇತರ ಯಾರನ್ನೂ ಪಥಭ್ರಷ್ಟತೆಯಲ್ಲಿ ಹಾಕುತ್ತಿಲ್ಲ. ಆದರೆ ಅವರಿಗೆ ಇದರ ಪ್ರಜ್ಞೆ ಇರುವುದಿಲ್ಲ.</p>	<p>وَمَا يَشْعُرُونَ ﴿١٩﴾</p>
<p>70. ಓ ಗ್ರಂಥದವರೇ, ನೀವು ಅಲ್ಲಾಹನ ನಿದರ್ಶನಗಳನ್ನೇಕೆ ನಿರಾಕರಿಸುತ್ತೀರಿ? ವಸ್ತುತಃ ನೀವು ಅದನ್ನು ಪ್ರತ್ಯಕ್ಷ ಕಾಣುತ್ತಿರುವಿರಿ.¹⁹</p>	<p>يَا أَهْلَ الْكِتَابِ لِمَ تَكْفُرُونَ بِآيَاتِ اللَّهِ وَأَنْتُمْ تَشْهَدُونَ ﴿٢٠﴾</p>
<p>71. ಓ ಗ್ರಂಥದವರೇ, ಸತ್ಯಕ್ಕೆ ಮಿಥ್ಯದ ಬಣ್ಣ ಬಳಿದು ಅದನ್ನು ಏಕೆ ಸಂಶಯಾಸ್ಪದವನ್ನಾಗಿ ಮಾಡುತ್ತೀರಿ? ತಿಳಿದೂ ತಿಳಿದೂ ಸತ್ಯವನ್ನೇಕೆ ಮರೆಮಾಚುತ್ತೀರಿ?</p>	<p>يَا أَهْلَ الْكِتَابِ لِمَ تَلْسُونَهُ الْحَقَّ بِالْبَاطِلِ وَتَكْفُرُونَ بِالْحَقِّ وَأَنْتُمْ تَعْلَمُونَ ﴿٢١﴾</p>
<p>72. ಗ್ರಂಥದವರ ಪೈಕಿ ಒಂದು ಪಂಗಡವು, "ಈ ಪ್ರವಾದಿಯನ್ನು ಸ್ವೀಕರಿಸುವವರಿಗೆ ಅವತೀರ್ಣಗೊಂಡುದರ ಮೇಲೆ ಬೆಳಿಗ್ಗೆ ವಿಶ್ವಾಸವಿಡಿರಿ ಮತ್ತು ಸಂಜೆ ಅದನ್ನು ನಿಷೇಧಿಸಿರಿ. ಪ್ರಾಯಶಃ ಈ ಉಪಾಯದಿಂದ ಇವರು ತಮ್ಮ ವಿಶ್ವಾಸದಿಂದ ದೂರ ಸರಿಯಬಹುದು" ಎನ್ನುತ್ತಾರೆ.</p>	<p>وَقَالَتْ طَائِفَةٌ مِّنْ أَهْلِ الْكِتَابِ آمَنُوا بِالَّذِي أُنزِلَ عَلَيْنَا وَآؤُجِبَهُ الْفُكْرَ وَالْفُرْقَةَ لَعَلَّهُمْ يَرْجِعُونَ ﴿٢٢﴾</p>
<p>73. ನಿಮ್ಮ ಮತದವರ ಹೊರತು ಇತರ ಯಾರ ಮಾತನ್ನೂ ಒಪ್ಪಿಕೊಳ್ಳಬೇಡಿರಂದೂ ಇವರು ಪರಸ್ಪರ ಹೇಳಿಕೊಳ್ಳುತ್ತಾರೆ. ಓ ಪೈಗಂಬರರೇ, ಇವರೊಡನೆ ಹೀಗೆ ಹೇಳಿಬಿಡಿರಿ- "ನಿಜವಾದ ಮಾರ್ಗದರ್ಶನವಂತು ಅಲ್ಲಾಹನ ಮಾರ್ಗದರ್ಶನವಾಗಿದೆ ಮತ್ತು ಒಂದು ಕಾಲದಲ್ಲಿ ನಿಮಗೆ ಕೊಡಲ್ಪಟ್ಟಿದ್ದನ್ನೇ ಇತರರಿಗೂ ಕೊಡುವುದು ಅಥವಾ ಇತರರಿಗೆ ನಿಮ್ಮ ವಿರುದ್ಧ ನಿಮ್ಮ ಪ್ರಭುವಿನ ಆಸ್ಥಾನದಲ್ಲಿ ಮುಂದಿರಿಸಲು ಬಲವಾದ ಆಧಾರ ಪ್ರಮಾಣ ವೊದಗುವುದು ಅವನದೇ ಕೊಡುಗೆಯಾಗಿದೆ." ಓ ಪೈಗಂಬರರೇ, ಅವರೊಡನೆ ಹೀಗೆ ಹೇಳಿರಿ- "ಭಾಗ್ಯ, ಅನುಗ್ರಹವೆಲ್ಲ ಅಲ್ಲಾಹನ ಅಧಿಕಾರದಲ್ಲಿದೆ. ಅವನು ಅದನ್ನು ತಾನಿಚ್ಛಿಸಿದವರಿಗೆ ದಯೆ ಪಾಲಿಸುವನು. ಅವನು ವಿಶಾಲ ದೃಷ್ಟಿಯುಳ್ಳವನೂ²⁰ ಸರ್ವಜ್ಞನೂ ಆಗಿರುತ್ತಾನೆ.</p>	<p>وَلَا تُؤْمِنُوا إِلَّا لِمَنْ تَبِعَ دِينَكُمْ قُلُوبُ الَّذِينَ يَهْتَدُونَ إِلَى اللَّهِ هُدَى اللَّهِ أَنْ يُؤْتِيَ أَحَدٌ مِّثْلَ مَا أُوتِيْتُمْ أَوْ يُحَاجُّكُمْ عِنْدَ رَبِّكُمْ قُلُوبُ الَّذِينَ يَفْضُلُ بَيْنَ اللَّهِ يَوْمَئِذٍ مِّنْ يَشَاءُ اللَّهُ وَاسِعٌ عَلَيْكُمْ ﴿٢٣﴾</p>
<p>19. ಇದರ ಇನ್ನೊಂದು ಭಾಷಾಂತರ 'ನೀವು ಸ್ವತಃ ಸಾಕ್ಷ್ಯ ನೀಡುತ್ತಿದ್ದೀರಿ' ಎಂದೂ ಆಗಬಹುದು. ಎರಡು ಸಂದರ್ಭಗಳಲ್ಲೂ ಮೂಲ ವಿಷಯಕ್ಕೇನೂ ಧಕ್ಕೆಯಾಗುವುದಿಲ್ಲ. ಪ್ರವಾದಿವರ್ಯರ(ಸ) ಪಾವನ ಜೀವನ, ಅವರ ಅನುಯಾಯಿಗಳ ಜೀವನದಲ್ಲಿ ಅವರ ಬೋಧನೆಗಳಿಂದ ಉಂಟಾಗಿದ್ದ ಆಶ್ಚರ್ಯಕರ ಪರಿಣಾಮಗಳು, ಕುರ್ಆನಿನಲ್ಲಿ ಪ್ರಸ್ತುತಪಡಿಸಲಾಗಿರುವ ಉನ್ನತ ವಿಷಯಗಳು ಮುಂತಾದ ಎಲ್ಲವೂ ಅಲ್ಲಾಹನ ಸ್ಪಷ್ಟ ನಿದರ್ಶನಗಳಾಗಿದ್ದವು. ಪ್ರವಾದಿಗಳ ಇತಿಹಾಸ ಮತ್ತು ದೇವಗ್ರಂಥದ ಶೈಲಿಯನ್ನು ಬಲ್ಲವರಿಗೆ ಮುಹಮ್ಮದ್(ಸ) ಅವರ ಪ್ರವಾದಿತ್ವದ ಬಗ್ಗೆ ಸಂಶಯ ತಾಳುವುದು ಅತ್ಯಂತ ಪ್ರಯಾಸಕರವಾಗಿತ್ತು.</p> <p>20. ಮೂಲದಲ್ಲಿ 'ವಾಸಿಲ್' ಎಂಬ ಪದ ಪ್ರಯೋಗವಾಗಿದೆ. ಕುರ್ಆನಿನಲ್ಲಿ ಸಾಮಾನ್ಯವಾಗಿ ಮೂರು ಸಂದರ್ಭದಲ್ಲಿ ಇಂತಹ ಪದ</p>	

74. ಅವನು ತನಗಿಷ್ಟು ಬಂದವರನ್ನು ತನ್ನ ಕೃಪೆಗಾಗಿ ಕಾದಿರಿಸುತ್ತಾನೆ ಮತ್ತು ಅವನ ಅನುಗ್ರಹ ಅತಿ ಉನ್ನತವಾಗಿದೆ."

يَخْتَصُّ بِرَحْمَتِهِ مَنْ يَشَاءُ وَاللَّهُ
ذُو الْفَضْلِ الْعَظِيمِ ﴿٧٤﴾

75. ಗ್ರಂಥದವರಲ್ಲಿ ಕೆಲವರ ಮೇಲೆ ನೀವು ಭರವಸೆಯಿಟ್ಟು ಸಂಪತ್ತಿನ ಒಂದು ರಾಶಿಯನ್ನೇ ಅವರಿಗೆ ವಹಿಸಿಕೊಟ್ಟರೂ ಅವರು ನಿಮ್ಮ ಸೊತ್ತನ್ನು ನಿಮಗೆ ಹಿಂದಿರುಗಿಸುವರು ಮತ್ತು ಅವರಲ್ಲಿ ಕೆಲವರು ಒಂದು ದೀನಾರ(ಚಿನ್ನದ ಒಂದು ನಾಣ್ಯ)ದ ಬಗ್ಗೆ ಅವರ ಮೇಲೆ ಭರವಸೆ ಇಟ್ಟರೂ ನೀವು ಅವರ ಮೇಲೆ ಏರಿ ಹೋಗದೆ ಅದನ್ನು ಅವರು ಹಿಂದಿರುಗಿಸಲಾರರು. ಅವರ ಈ ನೈತಿಕ ಸ್ಥಿತಿಗೆ ಕಾರಣವು, "ಯಹೂದಿಯೇತರರ ವಿಷಯದಲ್ಲಿ ನಮ್ಮೊಡನೆ ಯಾವ ವಿಚಾರಣೆಯೂ ಇಲ್ಲ" ಎಂದು ಅವರು ಹೇಳುತ್ತಿರುವುದೇ ಆಗಿದೆ ಮತ್ತು ಅವರು ಈ ಮಾತನ್ನು ಕೇವಲ ಸುಳ್ಳು ಸೃಷ್ಟನೆ ಮಾಡಿ ಅಲ್ಲಾಹನ ಮೇಲೆ ಹೊರಿಸುತ್ತಿದ್ದಾರೆ.

وَمِنَ أَهْلِ الْكِتَابِ مَنْ إِتَّأَمَّنَهُ
بِقُنُطَيْرٍ يُؤَدِّدُ إِلَيْكَ وَمِنْهُمْ
مَنْ إِنْ تَأَمَّنَهُ بِيَدَيْنَا إِلَّا مَا
دُمَّتْ عَلَيْهِ قَالِبًا ذَلِكِ بِأَنَّهُمْ
قَالُوا لَيْسَ عَلَيْنَا فِي الْأُمِّيِّينَ
سَبِيلٌ وَيَقُولُونَ عَلَى اللَّهِ
الْكُذِبَ وَهُمْ يَعْلَمُونَ ﴿٧٥﴾

76. ವಸ್ತುತಃ (ಅಲ್ಲಾಹನು ಇಂತಹ ಮಾತು ಹೇಳಿಯೇ ಇಲ್ಲವೆಂದು) ಅವರಿಗೆ ತಿಳಿದಿದೆ. ಅವರೊಡನೆ ವಿಚಾರಣೆ ಯಾಕಾಗದು? ಯಾರೇ ಆಗಿರಲಿ, ತನ್ನ ವಾಗ್ದಾನವನ್ನು ಪೂರೈಸಿದವನು ಮತ್ತು ದೋಷದಿಂದ ದೂರವಿರುವವನು ಅಲ್ಲಾಹನ ಪ್ರೀತಿಗೆ ಪಾತ್ರನಾಗುವನು. ಏಕೆಂದರೆ, ಧರ್ಮನಿಷ್ಠರು ಅಲ್ಲಾಹನಿಗೆ ಪ್ರಿಯರು.

بَلَىٰ مَنْ أَوْفَىٰ بِعَهْدِهِ وَاتَّقَىٰ فَإِنَّ اللَّهَ
يُحِبُّ الْمُتَّقِينَ ﴿٧٦﴾

77. ಅಲ್ಲಾಹನ ಕರಾರನ್ನೂ ತಮ್ಮ ಪ್ರತಿಜ್ಞೆಗಳನ್ನೂ ಅಲ್ಪ ಬೆಲೆಗೆ ಮಾರಿದವರಿಗೆ ಪರಲೋಕದಲ್ಲಿ ಏನೂ ಪಾಲಿರುವುದಿಲ್ಲ. ಅಲ್ಲಾಹನು ಪುನರುತ್ಥಾನ ದಿನ ಅವರೊಡನೆ ಮಾತಾಡಲಿಕ್ಕೂ ಇಲ್ಲ; ಅವರ ಕಡೆ ನೋಡಲಿಕ್ಕೂ ಇಲ್ಲ ಮತ್ತು ಅವರನ್ನು ಶುದ್ಧೀಕರಿಸಲಿಕ್ಕೂ ಇಲ್ಲ. ಅವರಿಗೆ ಕಠಿಣ ವೇದನಾಯುಕ್ತ ಯಾತನೆಯಿದೆ.

إِنَّ الَّذِينَ يَشْتَرُونَ عَهْدَ اللَّهِ
وَأَيْمَانَهُمْ ثَمَنًا قَلِيلًا
أَوْ لِبَالِكٍ لَّا خَلَاقَ لَهُمْ فِي
الْآخِرَةِ وَلَا يُكَلِّمُهُمُ اللَّهُ
وَلَا يَنْظُرُ إِلَيْهِمْ يَوْمَ
الْقِيَامَةِ وَلَا يَزِيدُهُمْ
عِلْمًا وَلَا يَرْحَمُهُمْ ﴿٧٧﴾

78. ಅವರಲ್ಲಿ ಕೆಲವರು ಗ್ರಂಥವನ್ನೋದುವಾಗ ನಾಲಗೆಯನ್ನು ತಿರುವು

وَإِنَّ مِنْهُمْ لَفَرِيقًا يَلُونِ
الْكِتَابَ

ಪ್ರಯೋಗವಾಗುತ್ತದೆ. ಮೊದಲನೆಯ ಸಂದರ್ಭ ಯಾವುದೆಂದರೆ, ಯಾವುದೇ ಮಾನವ ಸಮೂಹದ ಸಂಕುಚಿತ ದೃಷ್ಟಿಕೋನದ ಪ್ರಸ್ತಾಪ ಬಂದಾಗ, ಅಲ್ಲಾಹನು ನಿಮ್ಮಂತೆ ಸಂಕುಚಿತ ದೃಷ್ಟಿಯುಳ್ಳವನಲ್ಲ ಎಂಬ ವಾಸ್ತವಿಕತೆಯ ಬಗ್ಗೆ ಎಚ್ಚರಿಕೆ ಕೊಡುವ ಅಗತ್ಯ ತಲೆದೋರುವುದು. ಇನ್ನೊಂದು ಸಂದರ್ಭ ಯಾವುದೆಂದರೆ, ಯಾರದಾದರೂ ಜಿಪುಣತೆ, ಸಂಕುಚಿತ ಅಥವಾ ನಿರುತ್ಸಾಹವನ್ನು ಖಂಡಿಸುತ್ತಾ ಅಲ್ಲಾಹನು ಮಹಾ ಉದಾರಿ, ನಿಮ್ಮಂತೆ ಜಿಪುಣನಲ್ಲ ಎಂದು ಹೇಳುವ ಅಗತ್ಯ ತಲೆದೋರುವುದು. ಮೂರನೆಯದಾಗಿ ಜನರು ತಮ್ಮ ಸಂಕುಚಿತ ಭಾವನೆಯಿಂದಾಗಿ ಅಲ್ಲಾಹನ ಬಗ್ಗೆಯೂ ಸೀಮಿತತೆಯನ್ನು ಕಲ್ಪಿಸಿದಾಗ ಅಲ್ಲಾಹನು ನಿಸ್ಸೀಮನಾಗಿದ್ದಾನೆಂದು ಅವರಿಗೆ ತಿಳಿ ಹೇಳುವುದಾಗಿದೆ.

ಮುರುವುಗೊಳಿಸುತ್ತಾರೆ. ಅವರು ಗ್ರಂಥದ ವಿಷಯವನ್ನು ಓದುತ್ತಿರುವರೆಂದೇ ನೀವು ತಿಳಿದುಕೊಳ್ಳುತ್ತೀರಿ. ವಸ್ತುತಃ ಅದು ಗ್ರಂಥದ ವಿಷಯವಾಗಿರುವುದಿಲ್ಲ. ನಾವು ಓದುತ್ತಿರುವುದೆಲ್ಲ ಅಲ್ಲಾಹನ ಕಡೆಯಿಂದಾಗಿದೆ ಎಂದು ಅವರು ಹೇಳುತ್ತಾರೆ. ವಸ್ತುತಃ ಅದು ಅಲ್ಲಾಹನ ಕಡೆಯಿಂದಾಗಿರುವುದಿಲ್ಲ. ಅವರು ಬೇಕು ಬೇಕೆಂದೇ ಸುಳ್ಳು ಮಾತನ್ನು ಅಲ್ಲಾಹನ ಮೇಲೆ ಹೊರಿಸಿಬಿಡುತ್ತಾರೆ.

79. ಅಲ್ಲಾಹನು ತನಗೆ ಗ್ರಂಥವನ್ನೂ ನಿರ್ದೇಶವನ್ನೂ ಪ್ರವಾದಿತ್ವವನ್ನೂ ದಯಪಾಲಿಸಿರುವಾಗ ಅವನು ಜನರೊಡನೆ, ನೀವು ಅಲ್ಲಾಹನ ಬದಲಿಗೆ ನನ್ನ ದಾಸರಾಗಿರಿ ಎನ್ನುವುದು ಯಾವನೇ ಮಾನವನ ಕೆಲಸವಲ್ಲ. ಅವನಂತು, ನೀವು ಓದುತ್ತಿರುವ ಮತ್ತು ಓದಿಸುತ್ತಿರುವ ಗ್ರಂಥದ ಬೋಧನೆಯ ಬೇಡಿಕೆಯ ಪ್ರಕಾರ ಅಪ್ಪಟ ದೇವಭಕ್ತ ಆಗಿರಂದೇ ಹೇಳುವನು.

80. ನೀವು ದೇವಚರರನ್ನು ಅಥವಾ ದೇವ ಸಂದೇಶವಾಹಕರನ್ನು ನಿಮ್ಮ ಪ್ರಭುಗಳನ್ನಾಗಿ ಮಾಡಿಕೊಳ್ಳಿರೆಂದು ಅವನೆಂದೂ ಹೇಳಲಾರ. ನೀವು ಓರ್ವ ಮುಸ್ಲಿಮ್ ಆಗಿರುವಾಗ ಓರ್ವ ಪ್ರವಾದಿಯು ನಿಮಗೆ ಅಧರ್ಮದ ಆದೇಶ ಕೊಡುವುದು ಸಾಧ್ಯವೇ?

81. ಅಲ್ಲಾಹನು ಪ್ರವಾದಿಗಳೊಡನೆ, "ಇಂದು ನಾವು ನಿಮಗೆ ಗ್ರಂಥ ಮತ್ತು ಸದ್ವಿವೇಕ ಪ್ರದಾನ ಮಾಡಿರುತ್ತೇವೆ. ನಾಳೆ ಇನ್ನೊಬ್ಬ ಸಂದೇಶವಾಹಕರು ನಿಮ್ಮಲ್ಲಿ ಮೊದಲಿಂದಲೇ ಇರುವ ಇದೇ ಶಿಕ್ಷಣದ ದೃಢೀಕರಣ ಮಾಡುತ್ತ ನಿಮ್ಮ ಬಳಿಗೆ ಬಂದರೆ ನೀವು ಅವನ ಮೇಲೆ ವಿಶ್ವಾಸವಿಟ್ಟು ಅವನಿಗೆ ಸಹಾಯ ಮಾಡಬೇಕಾಗುವುದು"²¹ ಎಂಬ ಕರಾರು ಪಡೆದುದನ್ನು ಸ್ಮರಿಸಿರಿ. ಈ ಆದೇಶವನ್ನು ನೀಡಿ ಅಲ್ಲಾಹ್, "ನೀವು ಈ ಕರಾರನ್ನು

لِحُسْبُوهُ مِنَ الْكِتَابِ وَمَا هُوَ مِنَ الْكِتَابِ
وَيَقُولُونَ هُوَ مِنْ عِنْدِ اللَّهِ وَمَا هُوَ
مِنْ عِنْدِ اللَّهِ وَيَقُولُونَ عَلَى اللَّهِ
الْكِنَافَ وَهُمْ يَعْلَمُونَ ﴿٧٩﴾

مَا كَانَ لِبَشَرٍ أَنْ يُؤْتِيَهُ اللَّهُ الْكِتَابَ
وَالحِكمَةَ وَالتَّوْبَةَ تَمَّ يَقُولَ لِلنَّاسِ
كُونُوا عِبَادًا لِي مِنْ دُونِ اللَّهِ وَلَكِنْ
كُونُوا رَبَّانِيِّينَ بِمَا كُنْتُمْ تُعْلَمُونَ الْكِتَابَ
وَبِمَا كُنْتُمْ تَدْرُسُونَ ﴿٨٠﴾

وَلَا يَأْمُرُكُمْ أَنْ تَتَّخِذُوا الْمَلَائِكَةَ
وَالنَّبِيِّينَ أَرْبَابًا أَيَأْمُرُكُمْ بِالْكُفْرِ
بَعْدَ إِذْ أَنْتُمْ مُسْلِمُونَ ﴿٨١﴾

وَإِذْ أَخَذَ اللَّهُ مِيثَاقَ النَّبِيِّينَ لَمَا
آتَيْنَاكُمْ مِنْ كِتَابٍ وَحِكْمَةٍ ثُمَّ جَاءَكُمْ
رَسُولٌ مِمَّنْ لَمَّا مَعَكُمْ لَتُؤْمِنُنَّ بِهِ
وَلتَنْصُرُنَّهُ قَالَ أَأَقْرَرْتُمْ وَأَخَذْتُمْ
عَلَىٰ ذُلِكُمْ إِصْرِي قَالُوا أَقْرَرْنَا قَالَ

21. ಅರ್ಥಾತ್- ಎಲ್ಲಾ ಪ್ರವಾದಿಗಳಿಂದ ಈ ವಿಷಯದ ಬಗ್ಗೆ ಕರಾರು ಪಡೆಯಲಾಗುತ್ತಿತ್ತು. ಇಲ್ಲಿ ತಿಳಿದಿರಬೇಕಾದಂತಹ ಇನ್ನೊಂದು ವಿಷಯವೇನೆಂದರೆ ಪ್ರವಾದಿ ಮುಹಮ್ಮದ್‌ರಿಗಿಂತ(ಸ) ಮೊದಲು ಪ್ರತಿಯೊಬ್ಬ ಪ್ರವಾದಿಯಿಂದಲೂ ಈ ಬಗ್ಗೆ ಕರಾರು ಪಡೆಯಲಾಗುತ್ತಿತ್ತು. ಆದ್ದರಿಂದಲೇ ಪ್ರವಾದಿಗಳೆಲ್ಲ ತಮ್ಮ ನಂತರದ ಪ್ರವಾದಿಯ ಬಗ್ಗೆ ಸೂಚನೆ ನೀಡಿದ್ದಾರಲ್ಲದೆ ಅವರನ್ನು ಅನುಸರಿಸುವಂತೆ ಆದೇಶಿಸಿದ್ದಾರೆ. ಆದರೆ ಕುರ್ಆನ್ ಮತ್ತು ಹದೀಸ್‌ನಲ್ಲಿ ಎಲ್ಲಾ ಪ್ರವಾದಿ ಮುಹಮ್ಮದ್‌ರಿಂದ(ಸ) ಇಂತಹ ಕರಾರು ಪಡೆದ ಬಗ್ಗೆ ಅಥವಾ ಅವರು ತಮ್ಮ ಸಮುದಾಯಕ್ಕೆ ನಂತರ ಬರಲಿರುವ ಪ್ರವಾದಿಯ ಮೇಲೆ ವಿಶ್ವಾಸವಿಡುವಂತೆ ನಿರ್ದೇಶಿಸಿದ ಬಗ್ಗೆ ವಿವರಗಳು ಲಭ್ಯವಾಗುವುದಿಲ್ಲ. ಆದರೆ ಬದಲು ಕುರ್ಆನಿನಲ್ಲಿ ಪ್ರವಾದಿವರ್ಯರನ್ನು(ಸ) ಅತ್ಯಂತ ವ್ಯಕ್ತವಾದ ಧಾಟಿಯಲ್ಲಿ 'ಅಂತಿಮ ಪ್ರವಾದಿ' ಎನ್ನಲಾಗಿದೆ. ತನ್ನ ನಂತರ ಯಾವುದೇ ಪ್ರವಾದಿ ಬರಲಿಕ್ಕಿಲ್ಲವೆಂದೂ ತಮ್ಮ ಅನೇಕ ವಚನಗಳಲ್ಲಿ ಪ್ರವಾದಿವರ್ಯರ(ಸ) ಹೇಳಿದ್ದಾರೆ.

ಮಾಡುವಿರಾ ಮತ್ತು ಇದರ ಮೇಲೆ ನನ್ನ ಕಡೆಯಿಂದ ಪ್ರತಿಜ್ಞೆಯ ಭಾರೀ ಹೊಣೆಗಾರಿಕೆಯನ್ನು ವಹಿಸುವಿರಾ?" ಎಂದು ಕೇಳಿದಾಗ ಅವರು, "ಅಹುದು, ನಾವು ಪ್ರತಿಜ್ಞೆ ಮಾಡುತ್ತೇವೆ" ಎಂದರು. ಅಲ್ಲಾಹನು, "ಸರಿ, ಹಾಗಿದ್ದರೆ ನೀವು ಸಾಕ್ಷ್ಯ ವಹಿಸಿರಿ ಮತ್ತು ನಾನೂ ನಿಮ್ಮೊಂದಿಗೆ ಸಾಕ್ಷಿಯಾಗಿದ್ದೇನೆ" ಎಂದು ಹೇಳಿದನು.

82. ಇದರ ಅನಂತರ ವಚನಭಂಗ ಮಾಡುವವನೇ ಧರ್ಮ ಭ್ರಷ್ಟನಾಗಿದ್ದಾನೆ.

83. ಇವರೇನು ಅಲ್ಲಾಹನ ಅನುಸರಣಾ ರೀತಿಯನ್ನು (ಧರ್ಮ) ತ್ಯಜಿಸಿ ಬೇರೆ ಯಾವುದಾದರೂ ರೀತಿಯನ್ನು ಸರಿಸಲು ಇಷ್ಟ ಪಡುತ್ತಾರೆಯೇ? ವಸ್ತುತಃ ಆಕಾಶಗಳ ಮತ್ತು ಭೂಮಿಯ ಸಕಲ ವಸ್ತುಗಳೂ ಬಯಸಿಯೋ ಬಯಸದೆಯೋ ಅಲ್ಲಾಹನ ಆಜ್ಞಾಪಾಲಕಗಳಾಗಿ(ಮುಸ್ಲಿಮ್‌ಗಳಾಗಿ)ಯೇ ಇವೆ ಮತ್ತು ಸರ್ವರಿಗೂ ಅವನ ಕಡೆಗೇ ಮರಳಲಿಕ್ಕಿದೆ.

84. ಓ ಪೈಗಂಬರರೇ, ಹೇಳಿರಿ- "ನಾವು ಅಲ್ಲಾಹನ ಮೇಲೆ ವಿಶ್ವಾಸ ವಿಟ್ಟಿದ್ದೇವೆ. ನಮ್ಮ ಮೇಲೆ ಅವತೀರ್ಣಗೊಳಿಸಲ್ಪಟ್ಟಿರುವ ಶಿಕ್ಷಣದ ಮೇಲೂ ವಿಶ್ವಾಸವಿಟ್ಟಿದ್ದೇವೆ. ಇಬ್ನಾಹೀಮ್, ಇಸ್ಮಾಈಲ್, ಇಸ್‌ಹಾಕ್, ಯಲ್‌ಕೂಬ್ ಮತ್ತು ಯಲ್‌ಕೂಬರ ಸಂತತಿಗಳ ಮೇಲೆ ಅವತೀರ್ಣಗೊಳಿಸಲ್ಪಟ್ಟ ಶಿಕ್ಷಣದ ಮೇಲೂ ವಿಶ್ವಾಸವಿಟ್ಟಿದ್ದೇವೆ. ಮೂಸಾ, ಈಸಾ ಮತ್ತು ಇತರ ಪ್ರವಾದಿಗಳಿಗೆ ಅವರ ಪ್ರಭುವಿನ ಕಡೆಯಿಂದ ನೀಡಲ್ಪಟ್ಟವುಗಳ ಮೇಲೂ ವಿಶ್ವಾಸವಿಟ್ಟಿದ್ದೇವೆ. ನಾವು ಅವರೊಳಗೆ ಭೇದವೆಣಿಸುವುದಿಲ್ಲ ಮತ್ತು ನಾವು ಅಲ್ಲಾಹನ ಆಜ್ಞಾಪಾಲಕ(ಮುಸ್ಲಿಮ್) ಆಗಿರುತ್ತೇವೆ.

85. ಯಾರಾದರೂ ಈ ವಿಧೇಯತೆಯ (ಇಸ್ಲಾಮ್) ಹೊರತು ಯಾವುದಾದರೂ ಇತರ ಪದ್ಧತಿಯನ್ನು ಸ್ವೀಕರಿಸಲಿಚ್ಛಿಸಿದರೆ, ಅವನ ಆ ಪದ್ಧತಿಯನ್ನು ಎಷ್ಟು ಮಾತ್ರಕ್ಕೂ ಮಾನ್ಯ ಮಾಡಲಾಗದು ಮತ್ತು ಪರಲೋಕದಲ್ಲಿ ಅವನು ವಿಫಲನೂ ಹತಾಶನೂ ಆಗಿ ತೀರುವನು.

86. ಸತ್ಯವಿಶ್ವಾಸದ ಭವ್ಯ ಕೊಡುಗೆಯೊಂದಿಗಿದ ಬಳಿಕ ಪುನಃ ಅಧರ್ಮ ಕೈಗೊಂಡವರಿಗೆ ಅಲ್ಲಾಹನು ಸನ್ಮಾರ್ಗದರ್ಶನ ಮಾಡುವುದಾದರೂ

فَأَشْهَدُوا وَأَنَا مَعَكُمْ مِنَ الشَّاهِدِينَ ﴿٨١﴾

فَمَنْ تَوَلَّى بَعْدَ ذَلِكَ فَأُولَئِكَ هُمُ
الْفَاسِقُونَ ﴿٨٢﴾

أَغْيَرِ دِينِ اللَّهِ يَبْغُونَ وَلَهُ أَسْلَمَ
مَنْ فِي السَّمَوَاتِ وَالْأَرْضِ طَوْعًا
وَكَرْهًا وَإِلَيْهِ يُرْجَعُونَ ﴿٨٣﴾

قُلْ أَمَّا بِاللَّهِ وَمَا أُنزِلَ عَلَيْنَا
وَمَا أُنزِلَ عَلَىٰ إِبْرَاهِيمَ وَإِسْمَاعِيلَ
وَإِسْحَاقَ وَيَعْقُوبَ وَالْأَسْبَاطِ وَمَا أُوتِيَ
مُوسَىٰ وَعِيسَىٰ وَالنَّبِيِّينَ مِنْ رَبِّهِمْ
لَا نَفَرِقُ بَيْنَ أَحَدٍ مِنْهُمْ وَنَحْنُ
لَهُ مُسْلِمُونَ ﴿٨٤﴾

وَمَنْ يَبْتَغِ غَيْرَ الْإِسْلَامِ دِينًا فَلَنْ
يُقْبَلَ مِنْهُ وَهُوَ فِي الْأُخْرَةِ
مِنَ الْخَاسِرِينَ ﴿٨٥﴾

كَيْفَ يَهْدِي اللَّهُ قَوْمًا كَفَرُوا بَعَدَ

<p>ಹೇಗೆ? ವಸ್ತುತಃ ಈ ಸಂದೇಶವಾಹಕರು ಸತ್ಯಮಾರ್ಗದಲ್ಲಿರುವರೆಂದೂ ಅವರ ಬಳಿ ಜ್ವಲಂತ ನಿದರ್ಶನಗಳು ಬಂದಿರುತ್ತವೆಂದೂ ಅವರೇ ಸಾಕ್ಷ್ಯ ನುಡಿದಾಗಿದೆ. ಅಲ್ಲಾಹನು ಅಕ್ರಮಿಗಳಿಗೆ ಸನ್ಮಾರ್ಗದರ್ಶನ ಮಾಡುವುದಿಲ್ಲ.</p>	<p>إِيْمَانِهِمْ وَشَهِدُوا أَنَّ الرَّسُولَ حَقٌّ وَجَاءَهُمُ الْبَيِّنَاتُ وَاللَّهُ لَا يَهْدِي الْقَوْمَ الظَّالِمِينَ ﴿٣٧﴾</p>
<p>87. ಅವರ ಮೇಲೆ ಅಲ್ಲಾಹನ, ದೇವಚರರ ಮತ್ತು ಸಕಲ ಮಾನವರ ಅಭಿಶಾಪವಿದೆ.</p>	<p>أُولَئِكَ جَزَاؤُهُمْ أَنَّ عَلَيْهِمْ لَعْنَةَ اللَّهِ وَالْمَلَائِكَةِ وَالنَّاسِ أَجْمَعِينَ ﴿٣٨﴾</p>
<p>88. ಅವರು ಸದಾಕಾಲ ಅದೇ ಸ್ಥಿತಿಯಲ್ಲಿರುವರು. ಅವರ ಶಿಕ್ಷೆಯನ್ನು ಲಘುಕರಿಸಲಾಗದು ಮತ್ತು ಅವರಿಗೆ ಸಮಯಾವಕಾಶವನ್ನೂ ನೀಡಲಾಗದು. ಇದೇ ಅವರ ಅಕ್ರಮಿಗಳಿಗೆ ತಕ್ಕ ಪ್ರತಿಫಲ.</p>	<p>خَالِدِينَ فِيهَا لَا يُخَفَّفُ عَنْهُمُ الْعَذَابُ وَلَا هُمْ يُنظَرُونَ ﴿٣٩﴾</p>
<p>89. ಅನಂತರ ಪಶ್ಚಾತ್ತಾಪಪಟ್ಟು ತಮ್ಮ ಕರ್ಮವಿಧಾನಗಳನ್ನು ತಿದ್ದಿ ಸರಿಪಡಿಸಿಕೊಂಡವರು ಇದರಿಂದ ರಕ್ಷಿಸಲ್ಪಡುವರು. ಅಲ್ಲಾಹನು ಕ್ಷಮಾಶೀಲನೂ ಕರುಣಾಮಯಿಯೂ ಆಗಿರುತ್ತಾನೆ.</p>	<p>إِلَّا الَّذِينَ تَابُوا مِنْ بَعْدِ ذَلِكَ وَ أَصْلَحُوا فَإِنَّ اللَّهَ غَفُورٌ رَحِيمٌ ﴿٤٠﴾</p>
<p>90. ಆದರೆ ಸತ್ಯವಿಶ್ವಾಸವನ್ನು ಸ್ವೀಕರಿಸಿದ ಬಳಿಕ ನಿಷೇಧ ನೀತಿಯನ್ನು ಅನುಸರಿಸಿ ತಮ್ಮ ಈ ನಿಷೇಧ ನೀತಿಯಲ್ಲಿ ಮುಂದುವರಿಯುತ್ತ ಹೋದರೆ²² ಅವರ ಪಶ್ಚಾತ್ತಾಪವನ್ನೂ ಸ್ವೀಕರಿಸಲಾಗದು. ಇಂತಹವರು ಶುದ್ಧ ಪಥಭ್ರಷ್ಟರು.</p>	<p>إِنَّ الَّذِينَ كَفَرُوا بَعْدَ إِيمَانِهِمْ ثُمَّ ازْدَادُوا كُفْرًا لَنْ نُغْفِرَ لَهُمْ وَأُولَئِكَ هُمُ الضَّالُّونَ ﴿٤١﴾</p>
<p>91. ನಿಶ್ಚಯವಾಗಿಯೂ ನಿಷೇಧ ನೀತಿಯನ್ನು ಕೈಗೊಂಡವರು ಮತ್ತು ಸತ್ಯನಿಷೇಧದ ಸ್ಥಿತಿಯಲ್ಲೇ ಪ್ರಾಣಬಿಟ್ಟವರು- ಇವರ ಪೈಕಿ ಯಾರಾದರೂ ತನ್ನನ್ನು ಶಿಕ್ಷೆಯಿಂದ ರಕ್ಷಿಸಲು ಭೂಮಿ ತುಂಬುವಷ್ಟು ಚಿನ್ನವನ್ನು ಪರಿಹಾರವಾಗಿ ಕೊಟ್ಟರೂ ಅದನ್ನು ಸ್ವೀಕರಿಸಲಾಗದು- ಇಂತಹವರಿಗಾಗಿ ವೇದನಾತ್ಮಕ ಶಿಕ್ಷೆ ಸಿದ್ಧವಿದೆ ಮತ್ತು ಅವರು ಯಾವ ಸಹಾಯಕನನ್ನೂ ಪಡೆಯಲಾರರು.</p>	<p>إِنَّ الَّذِينَ كَفَرُوا وَمَاتُوا وَهُمْ كُفَّارًا فَلَنْ يُغْفَرَ لِمَنْ أَحَدِهِمْ مِنْ الْأَرْضِ ذَهَبًا وَلَا فِئْتَادِي بِهِ أُولَئِكَ لَهُمْ عَذَابٌ أَلِيمٌ ﴿٤٢﴾ وَمَا لَهُمْ مِنْ نُصْرَةٍ ﴿٤٣﴾</p>
<p>92. *ನೀವು ನಿಮಗೆ ಬಹಳ ಪ್ರಿಯವಾಗಿರುವ ವಸ್ತುಗಳನ್ನು (ಅಲ್ಲಾಹನ ಮಾರ್ಗದಲ್ಲಿ) ವ್ಯಯಿಸುವ ತನಕವೂ ಪುಣ್ಯ ಮಟ್ಟವನ್ನು</p>	<p>لَنْ تَنَالُوا الْبِرَّ حَتَّى تُنْفِقُوا مِمَّا تُحِبُّونَ ﴿٤٤﴾</p>
<p>22. ಅಂದರೆ ಕೇವಲ ನಿರಾಕರಣೆಯನ್ನು ಮಾತ್ರ ಮಾಡದೆ ಕೃತಿಯಲ್ಲೂ ಪ್ರತಿರೋಧ ಮತ್ತು ಪ್ರತಿಭಟನೆ ತೋರಿದರು. ಜನರನ್ನು ದೇವ ಮಾರ್ಗದಿಂದ ತಡೆಯಲು ಸರ್ವತ್ರ ಪ್ರಯತ್ನ ನಡೆಸಿದರು. ಸಂಶಯಗಳನ್ನು ಹುಟ್ಟು ಹಾಕಿದರು. ಅಪನಂಬಿಕೆಗಳನ್ನು ಹರಡಿದರು. ಮನಸ್ಸಿನಲ್ಲಿ ಸಂದೇಹದ ಬೀಜ ಬಿತ್ತಿದರು. ಪ್ರವಾದಿವರ್ಯರ(ಸ) ಆಂದೋಲನ ಯಾವ ರೀತಿಯಲ್ಲೂ ಯಶಸ್ವಿಯಾಗಬಾರದೆಂದು ಅತ್ಯಂತ ಹೇಯವಾದ ಒಳಸಂಚು ಮತ್ತು ಕಿಡಿಗೇಡಿತನಗಳನ್ನು ನಡೆಸಿದರು.</p> <p>*ಇಲ್ಲಿಂದ 4ನೇ ಕಾಂಡ ಆರಂಭ.</p>	

<p>ತಲಪಲಾರಿರಿ. ನೀವು ಏನೇನು ಖರ್ಚು ಮಾಡುವಿರೋ ಅದರ ಬಗ್ಗೆ ಅಲ್ಲಾಹನು ಅಜ್ಜನಲ್ಲ.</p>	<p>وَمَا تُنْفِقُوا مِنْ شَيْءٍ فَإِنَّ اللَّهَ بِهِ عَلِيمٌ ﴿١٧﴾</p>
<p>93. (ಮುಹಮ್ಮದ್‌ರ(ಸ) ಧರ್ಮಶಾಸ್ತ್ರದಲ್ಲಿ ಹಲಾಲ್ ಆಗಿರುವ) ಇವೆಲ್ಲ ಆಹಾರ ಪದಾರ್ಥಗಳೂ ಬನೀಇಸ್ರಾಕುಲರಿಗೂ ಹಲಾಲ್ (ಧರ್ಮಸಮ್ಮತ) ಆಗಿದ್ದವು.²³ ಆದರೆ, ಕೆಲವು ವಸ್ತುಗಳನ್ನು 'ತೌರಾತ್' ಅವತೀರ್ಣಗೊಳ್ಳುವುದಕ್ಕೆ ಮುಂಚಿತವಾಗಿ ಇಸ್ರಾಕುಲರು (ಹ.ಯಲ್‌ಕೂಬ್‌ರು) ಸ್ವತಃ ತಮ್ಮ ಮೇಲೆ ಹರಾಮ್‌(ನಿಷಿದ್ಧ) ಆಗಿ ಮಾಡಿಕೊಂಡಿದ್ದರು. ಅವರೊಡನೆ ಹೇಳಿರಿ - "ನೀವು (ನಿಮ್ಮ ಆಕ್ಷೇಪದ ಬಗ್ಗೆ) ಸತ್ಯವಾದಿಗಳಾಗಿದ್ದರೆ, 'ತೌರಾತ್'ನ್ನು ತಂದು ಅದಕ್ಕೆ ಸಂಬಂಧಿಸಿದ ವಿಷಯವನ್ನು ಮುಂದಿಡಿರಿ."</p>	<p>كُلُّ الطَّعَامِ كَانَ حَلَالًا لِبَنِي إِسْرَائِيلَ إِلَّا مَا حَرَّمَ إِسْرَائِيلُ عَلَى نَفْسِهِ مِنْ قَبْلِ أَنْ تُنَزَّلَ التَّوْرَةُ ۗ قُلْ فَأْتُوا بِالتَّوْرَةِ فَاتْلُوهَا ۗ إِنْ كُنْتُمْ صَادِقِينَ ﴿١٧﴾</p>
<p>94. ಇದರ ಅನಂತರವೂ ತಮ್ಮ ಕೃತಕ ಮಾತುಗಳನ್ನು ಅವರು ಅಲ್ಲಾಹನ ಮೇಲೆ ಆರೋಪಿಸುತ್ತಲೇ ಇದ್ದರೆ ಅವರೇ ನಿಜವಾಗಿಯೂ ಅಕ್ರಮಿಗಳು.</p>	<p>فَمَنْ افْتَرَى عَلَى اللَّهِ الْكُذْبَ مِنْ بَعْدِ ذَلِكَ فَأُولَٰئِكَ هُمُ الظَّالِمُونَ ﴿٢٤﴾</p>
<p>95. ಹೇಳಿರಿ- ಅಲ್ಲಾಹನು ನುಡಿದಿರುವುದೆಲ್ಲವನ್ನೂ ಸತ್ಯವಾಗಿಯೇ ನುಡಿದಿದ್ದಾನೆ. ನೀವು ಏಕನಿಷ್ಠೆಯೊಂದಿಗೆ ಇಬ್ಬಾರಾಹೀಮರ ಪದ್ಧತಿಯ ಅನುಸರಣೆ ಮಾಡಬೇಕು ಮತ್ತು ಇಬ್ಬಾರಾಹೀಮರು ಬಹುದೇವವಿಶ್ವಾಸ ಕೈಗೊಂಡವರಲ್ಲಾಗಿರಲಿಲ್ಲ.</p>	<p>قُلْ صَدَقَ اللَّهُ ۖ فَاتَّبِعُوا مِلَّةَ إِبْرَاهِيمَ حَنِيفًا ۗ وَمَا كَانَ مِنَ الْمُشْرِكِينَ ﴿١٥﴾</p>
<p>96. ನಿಶ್ಚಯವಾಗಿಯೂ ಮಾನವರಿಗಾಗಿ ನಿರ್ಮಿಸಲ್ಪಟ್ಟ ಪ್ರಥಮ ಆರಾಧನಾಲಯವು ಮಕ್ಕಾದಲ್ಲಿರುವುದೇ ಆಗಿರುತ್ತದೆ. ಅದಕ್ಕೆ ಶುಭ ಸಮೃದ್ಧಿಗಳನ್ನು ನೀಡಲಾಗಿತ್ತು ಮತ್ತು ಅದು ಸಮಗ್ರ ಲೋಕದವರಿಗೆ ಸನ್ಮಾರ್ಗದರ್ಶನದ ಕೇಂದ್ರವನ್ನಾಗಿ ಮಾಡಲ್ಪಟ್ಟಿತ್ತು.</p>	<p>إِنَّ أَوَّلَ بَيْتٍ وُضِعَ لِلنَّاسِ لَلَّذِي بِبَكَّةَ مُبْرَكًا وَهُدًى لِلْعَالَمِينَ ﴿٩٦﴾</p>
<p>23. ಕುರ್ಆನ್ ಮತ್ತು ಪ್ರವಾದಿ ಮುಹಮ್ಮದ್‌ರ(ಸ) ಬೋಧನೆಗಳಲ್ಲಿ ಯಾವುದೇ ರೀತಿಯ ತಾತ್ವಿಕ ಆಕ್ಷೇಪವನ್ನು ಹುಡುಕಲು ಯಾವುದೂ ವಿದ್ಯಾಂಸರಿಗೆ ಸಾಧ್ಯವಾಗದಿದ್ದಾಗ (ಏಕೆಂದರೆ ಧರ್ಮದ ಮೂಲಭೂತ ವಿಷಯಗಳಲ್ಲಿ ಅವರ ಪೂರ್ವ ಪ್ರವಾದಿಗಳ ಬೋಧನೆಗಳಲ್ಲೂ ಪ್ರವಾದಿವರ್ಯರ(ಸ) ಬೋಧನೆಯಲ್ಲೂ ಯಾವುದೇ ವ್ಯತ್ಯಾಸವಿರಲಿಲ್ಲ) ಅವರು ಕರ್ಮಶಾಸ್ತ್ರಕ್ಕೆ ಸಂಬಂಧಿಸಿದ ಆಕ್ಷೇಪಗಳನ್ನು ಮುಂದಿಡತೊಡಗಿದರು. ಈ ನಿಟ್ಟಿನಲ್ಲಿ ಅವರು ಮಾಡಿದ ಮೊದಲ ಆಕ್ಷೇಪ ಪೂರ್ವ ಪ್ರವಾದಿಗಳ ಕಾಲದಿಂದಲೂ ನಿಷಿದ್ಧವಾಗಿರುವ ಕೆಲವು ವಸ್ತುಗಳ ಸೇವನೆಯನ್ನು ನೀವು ಧರ್ಮಸಮ್ಮತಗೊಳಿಸಿದ್ದೀರಿ ಎಂಬುದಾಗಿತ್ತು. ಇಲ್ಲಿ ಈ ಆಕ್ಷೇಪಕ್ಕೆ ಉತ್ತರ ನೀಡಲಾಗಿದೆ. ಬೈತುಲ್ ಮುಕದ್ದಿಸನ್ನು ಬಿಟ್ಟು ಕೆಲವು ಭವನವನ್ನು ಅಭಿಮುಖ ಕೇಂದ್ರವಾಗಿ ಯಾಕೆ ಮಾಡಲಾಗಿದೆ ಎಂಬುದು ಅವರ ಇನ್ನೊಂದು ಆಕ್ಷೇಪವಾಗಿತ್ತು. ನಂತರದ ಸೂಕ್ತಗಳಲ್ಲಿ ಈ ಆಕ್ಷೇಪಕ್ಕೂ ಉತ್ತರ ನೀಡಲಾಗಿದೆ.</p>	

97. ಅದರಲ್ಲಿ ಸುವ್ಯಕ್ತ ಕುರುಹುಗಳಿವೆ.²⁴ 'ಮಹಾಮು ಇಬ್‌ರಾಹೀಮ್' (ಇಬ್‌ರಾಹೀಮರು ದೇವಾರಾಧನೆಗಾಗಿ ನಿಂತ ಸ್ಥಾನ) ಇದೆ ಮತ್ತು ಅದರೊಳಗೆ ಪ್ರವೇಶಗೊಂಡವನು ಸಂರಕ್ಷಣೆ ಹೊಂದಿದನು. ಈ ಭವನದವರೆಗೆ ತಲಪಲು ಸಾಧನಾನುಕೂಲತೆಗಳಿರುವವನು ಅದರ 'ಹಜ್ಜಾ' ಯಾತ್ರೆ ಕೈಗೊಳ್ಳಬೇಕೆಂಬುದು ಜನರ ಮೇಲೆ ಅಲ್ಲಾಹನ ಹಕ್ಕಾಗಿರುತ್ತದೆ. ಈ ಆಜ್ಞೆಯ ಅನುಸರಣೆಯನ್ನು ಯಾರಾದರೂ ನಿರಾಕರಿಸಿದರೆ, ಅಲ್ಲಾಹನು ಸಕಲ ಜಗತ್ತಿನವರಿಂದ ನಿರಪೇಕ್ಷ ನಾಗಿರುತ್ತಾನೆಂಬುದನ್ನು ಅವನು ಅರಿತಿರಬೇಕು.

فِيهِ آيَاتٌ بَيِّنَاتٌ مِّمَّا كَرَّمَ بَرَاهِيمَ ۖ وَمَنْ دَخَلَهُ كَانَ آمِنًا ۗ وَلِلَّهِ عَلَى النَّاسِ حِجُّ الْبَيْتِ مَنِ اسْتَطَاعَ إِلَيْهِ سَبِيلًا ۚ وَمَنْ كَفَرَ فَإِنَّ اللَّهَ غَنِيٌّ عَنِ الْعَالَمِينَ ﴿٩٧﴾

98. ಹೇಳಿರಿ- "ಓ ಗ್ರಂಥದವರೇ, ನೀವು ಅಲ್ಲಾಹನ ಸೂಕ್ತಗಳನ್ನು ಒಪ್ಪಿಕೊಳ್ಳಲು ಏಕೆ ನಿರಾಕರಿಸುತ್ತೀರಿ? ನಿಮ್ಮ ಚಟುವಟಿಕೆಗಳನ್ನೆಲ್ಲ ಅಲ್ಲಾಹನು ವೀಕ್ಷಿಸುತ್ತಿದ್ದಾನೆ."

قُلْ يَا أَهْلَ الْكِتَابِ لِمَ تَكْفُرُونَ بِآيَاتِ اللَّهِ ۖ وَاللَّهُ شَهِيدٌ عَلَىٰ مَا تَعْمَلُونَ ﴿٩٨﴾

99. ಹೇಳಿರಿ, "ಓ ಗ್ರಂಥದವರೇ, ಅಲ್ಲಾಹನ ಮಾತು ಸ್ವೀಕರಿಸುವವನನ್ನು ಸಹ ನೀವು ಅಲ್ಲಾಹನ ಮಾರ್ಗದಿಂದ ತಡೆಯುತ್ತೀರಿ ಮತ್ತು ಅವನು ಅಡ್ಡ ದಾರಿಯಲ್ಲಿ ನಡೆಯಬೇಕೆಂದು ಬಯಸುತ್ತೀರಿ. ವಸ್ತುತಃ ನೀವು ಸ್ವತಃ (ಅವನು ನೇರ ಮಾರ್ಗದಲ್ಲಿರುವ ಬಗ್ಗೆ) ಸಾಕ್ಷಿಗಳಾಗಿರುತ್ತೀರಿ. (ನಿಮ್ಮದು ಇದಂತಹ ನೀತಿ?) ಅಲ್ಲಾಹನು ನಿಮ್ಮ ಚಟುವಟಿಕೆಗಳ ಬಗ್ಗೆ ಬೋಧರಹಿತನಲ್ಲ."

قُلْ يَا أَهْلَ الْكِتَابِ لِمَ تَصُدُّونَ عَن سَبِيلِ اللَّهِ مِمَّنْ آمَنَ تَبِعُونَهَا عَوَاجًا ۚ وَأَنْتُمْ سَاهُونَ ۚ وَمَا اللَّهُ بِغَافِلٍ عَمَّا تَعْمَلُونَ ﴿٩٩﴾

100. ಓ ಸತ್ಯವಿಶ್ವಾಸಿಗಳೇ, ನೀವು ಈ ಗ್ರಂಥದವರಲ್ಲಿ ಒಂದು ತಂಡದವರ ಮಾತನ್ನು ಸ್ವೀಕರಿಸಿಕೊಂಡರೆ ಇವರು ನಿಮ್ಮನ್ನು ಸತ್ಯವಿಶ್ವಾಸದಿಂದ ಸತ್ಯನಿಷೇಧದ ಕಡೆಗೆ ಮರಳಿಸಿ ಕೊಂಡೊಯ್ಯುವರು.

يَا أَيُّهَا الَّذِينَ آمَنُوا إِنْ تَطِيعُوا فَرِيضًا مِّنَ الَّذِينَ أُوتُوا الْكِتَابَ يَرُدُّوكُمْ بَعْدَ إِيمَانِكُمْ كُفْرًا ۖ ﴿١٠٠﴾

101. ನಿಮಗೆ ಅಲ್ಲಾಹನ ಸೂಕ್ತಗಳನ್ನು ಓದಿ ಕೇಳಿಸಲಾಗುತ್ತಿದೆ ಮತ್ತು ನಿಮ್ಮ ನಡುವೆ ಸಂದೇಶವಾಹಕರು ಉಪಸ್ಥಿತರಿದ್ದಾರೆ. ಹಾಗಿರುವಾಗ ನಿಮಗೆ ಸತ್ಯನಿಷೇಧದ ಕಡೆಗೆ ಮರಳುವ

وَكَيفَ تَكْفُرُونَ ۚ وَأَنْتُمْ تُثَلِّىٰ عَلَيْهِمْ ۚ آيَاتِ اللَّهِ وَفِيكُمْ رَسُولٌ ۖ وَمَنْ يَعْصِمْ

24. ಅರ್ಥಾತ್- ಇದು ಅಲ್ಲಾಹನು ಮೆಚ್ಚಿದ ಮತ್ತು ತನ್ನ ಭವನವಾಗಿ ಆಯ್ದುಕೊಂಡ ಸ್ಥಳವಾಗಿದೆ ಎಂದು ಸಾಬೀತು ಪಡಿಸುವಂತಹ ಸುವ್ಯಕ್ತ ಕುರುಹುಗಳು ಈ ಭವನದಲ್ಲಿವೆ. ಬರಡಾದ ಮರುಭೂಮಿಯಲ್ಲಿ ಅದನ್ನು ನೆಲೆಗೊಳಿಸಲಾಗಿದ್ದರೂ ಆ ಪ್ರದೇಶದಲ್ಲಿ ವಾಸಿಸುವವರಿಗೆ ಅಲ್ಲಾಹನು ಜೀವನಾಧಾರಗಳನ್ನು ಒದಗಿಸುವ ಅತ್ಯುತ್ತಮ ವ್ಯವಸ್ಥೆ ಮಾಡಿದ್ದಾನೆ. ಅಜ್ಞಾನದಿಂದಾಗಿ ಎರಡೂವರೆ ಸಾವಿರ ವರ್ಷಗಳ ಕಾಲ ಸಮಸ್ತ ಅರಬ್ ರಾಷ್ಟ್ರ ಅಶಾಂತಿಗೆ ಈಡಾಗಿತ್ತು. ಆದರೆ ಆ ಕ್ಷೋಭೆಬೀಡಿತ ಪ್ರದೇಶದಲ್ಲಿ ಕಲಬಾ ಮತ್ತು ಅದರ ಸುತ್ತಮುತ್ತಲಿನ ಪ್ರದೇಶ ಮಾತ್ರ ಶಾಂತಿಯ ನೆಲೆಯಾಗಿ ಉಳಿದಿತ್ತು. ಈ ಕಲಬಾದ ನಿಮಿತ್ತವೇ ವರ್ಷಂಪ್ರತಿ ಸುಮಾರು ನಾಲ್ಕು ತಿಂಗಳ ಕಾಲ ದೇಶಕ್ಕೆ ಶಾಂತಿ ಪ್ರಾಪ್ತವಾಗುತ್ತಿತ್ತು. ಅಲ್ಲದೆ ಅರ್ಧಶತಮಾನದ ಹಿಂದೆಯಷ್ಟೇ ಕಲಬಾವನ್ನು ಕೆಡವಲು ಪ್ರಯತ್ನಿಸಿ ಮಕ್ಕಾದ ಮೇಲೆ ಆಕ್ರಮಣ ಮಾಡಿದ 'ಅಬ್ರಹಾ'ನ ಮೇಲೆ ದೇವ ಕ್ರೋಧ ಎರಗಿದ ಉದಾಹರಣೆಯೂ ಸರ್ವವಿದಿತ. ಆ ಕಾಲದ ಆಬಾಲವೃದ್ಧರಲ್ಲರಿಗೂ ಈ ಘಟನೆಯ ಬಗ್ಗೆ ತಿಳಿದಿತ್ತಲ್ಲದೆ ಅದನ್ನು ಕಣ್ಣಾರೆ ಕಂಡ ಅನೇಕರು ಆಗ ಜೀವಿಸಿದ್ದರು.

ಸಂದರ್ಭವೇನು ಉಳಿದಿದೆ? ಅಲ್ಲಾಹನಿಗೆ ಶರಣು ಹೋಗುವಾತನು ನಿನ್ನಿಂದೇಹವಾಗಿ ಸನ್ಮಾರ್ಗ ಹೊಂದುವನು.

102. ಓ ಸತ್ಯವಿಶ್ವಾಸಿಗಳೇ, ಅಲ್ಲಾಹನನ್ನು ಭಯಪಡಬೇಕಾದ ರೀತಿಯಲ್ಲೇ ಭಯಪಡಿರಿ. ನೀವು ಮುಸ್ಲಿಮರಾಗಿರುವ ಸ್ಥಿತಿಯಲ್ಲಿಯೇ ವಿನಾ ನಿಮಗೆ ಮರಣ ಬಾರದಿರಲಿ.

103. ನೀವೆಲ್ಲರೂ ಒಟ್ಟಾಗಿ ಅಲ್ಲಾಹನ ಪಾಶವನ್ನು²⁵ ಬಿಗಿ ಹಿಡಿಯಿರಿ ಮತ್ತು ಭಿನ್ನಭಿನ್ನರಾಗದಿರಿ. ನಿಮ್ಮ ಮೇಲೆ ಅಲ್ಲಾಹನು ಮಾಡಿದ್ದ ಆ ಉಪಕಾರವನ್ನು ಸ್ಮರಿಸಿರಿ. ನೀವು ಪರಸ್ಪರ ಶತ್ರುಗಳಾಗಿದ್ದಿರಿ. ಅವನು ನಿಮ್ಮ ಹೃದಯಗಳನ್ನು ಚೋಡಿಸಿದನು ಮತ್ತು ಅವನ ಅನುಗ್ರಹದಿಂದ ನೀವು ಸಹೋದರರಾದಿರಿ. ನೀವು ಅಗ್ನಿ ತುಂಬಿದ ಒಂದು ಕುಂಡದ ಅಂಚಿನಲ್ಲಿ ನಿಂತಿದ್ದಿರಿ. ಅಲ್ಲಾಹನು ನಿಮ್ಮನ್ನು ಅದರಿಂದ ರಕ್ಷಿಸಿದನು. ಈ ದೃಷ್ಟಾಂತಗಳಿಂದ ನಿಮಗೆ ನಿಮ್ಮ ಶಾಶ್ವತ ವಿಜಯದ ನೇರ ಮಾರ್ಗ ಕಾಣಬಹುದೆಂದು ನಿರೀಕ್ಷಿಸಿ ಅಲ್ಲಾಹನು ತನ್ನ ನಿರ್ದರ್ಶನಗಳನ್ನು ನಿಮಗೆ ಪ್ರಕಾಶಗೊಳಿಸುತ್ತಾನೆ.

104. ನಿಮ್ಮಲ್ಲಿ ಸತ್ಯರ್ಮದ ಕಡೆಗೆ ಆಹ್ವಾನಿಸುವ, ಒಳಿತನ್ನು ಆಚ್ಛಾಪಿಸುವ ಮತ್ತು ಕೆಡುಕುಗಳಿಂದ ತಡೆಯುವಂತಹ ಜನಕೂಟವೊಂದು ಇರಬೇಕಾದುದು ಅತ್ಯಗತ್ಯ. ಈ ಕಾರ್ಯವೆಸಗುವವರೇ ನಿಶ್ಚಯವಾಗಿಯೂ ಕೃತಾರ್ಥರಾಗುವರು.

105. ಸುವ್ಯಕ್ತ ನಿರ್ದರ್ಶನಗಳು ಪ್ರಾಪ್ತಿಯಾದ ಮೇಲೆ ಭಿನ್ನಭಿನ್ನಪ್ರಾಯಗಳಲ್ಲಿ ಸಿಲುಕಿ ವಿಭಿನ್ನ ಪಕ್ಷ ಪಂಗಡಗಳಲ್ಲಿ ಹರಿ ಹಂಚಿ ಹೋದವರಂತೆ ನೀವಾಗಬಾರದು. ಹೀಗೆ ಮಾಡಿದವರು ಘೋರ ಯಾತನೆಯನ್ನನುಭವಿಸುವರು.

106. ಅಂದು ಕೆಲವರು ಪ್ರಸನ್ನವದನರಾಗುವರು. ಇನ್ನು ಕೆಲವರ ಮುಖಗಳು ಕರಗಾಗುವುವು. ಮುಖ ಕರಗಾದವರೊಡನೆ (ಹೀಗೆ ಹೇಳಲಾಗುವುದು), "ಈಮಾನಿನ ಭವ್ಯ ಕೊಡುಗೆ ಪ್ರಾಪ್ತವಾದ ಬಳಿಕವೂ ನೀವು ನಿಷೇಧ ನೀತಿಯನ್ನು ಅನುಸರಿಸಿದಿರಾ? ಸರಿ, ಹಾಗಾದರೆ ಈ ಕೃತಘ್ನತೆಯ ಬದಲಿಗೆ ನರಕ ಯಾತನೆಯ ಸವಿಯನ್ನುಣ್ಣಿರಿ."

25. ಅಲ್ಲಾಹನ ಪಾಶವೆಂದರೆ ಅಲ್ಲಾಹನ ಧರ್ಮ. ಒಂದೆಡೆ ಸತ್ಯವಿಶ್ವಾಸಿಗಳ ಸಂಬಂಧವನ್ನು ಅಲ್ಲಾಹನೊಂದಿಗೆ ಚೋಡಿಸುವ ಮತ್ತು ಇನ್ನೊಂದೆಡೆ ಸಮಸ್ತ ಸತ್ಯವಿಶ್ವಾಸಿಗಳನ್ನು ಸೇರಿಸಿ ಒಂದು ಸಮುದಾಯವನ್ನಾಗಿ ಮಾಡುವ ನಂಟು ಧರ್ಮವೇ ಆಗಿದೆ. ಆದ್ದರಿಂದಲೇ ಅದನ್ನು ಇಲ್ಲಿ 'ಪಾಶ'ವೆಂದು ಸಾರಲಾಗಿದೆ.

بِاللَّهِ فَقَدْ هُدِيَ إِلَى صِرَاطٍ مُسْتَقِيمٍ ﴿١٥١﴾

يَا أَيُّهَا الَّذِينَ آمَنُوا اتَّقُوا اللَّهَ حَقَّ تَقَاتِهِ
وَلَا تَمُوتُنَّ إِلَّا وَأَنتُمْ مُسْلِمُونَ ﴿١٥٢﴾

وَاعْتَصِمُوا بِحَبْلِ اللَّهِ جَمِيعًا وَلَا تَفَرَّقُوا
وَإِذْ كُرُوا نِعِمَّتَ اللَّهِ عَلَيْكُمْ إِذْ كُنْتُمْ أَعْدَاءً
فَأَلْفَ بَيْنَ قُلُوبِكُمْ فَأَصْبَحْتُمْ بِنِعْمَتِهِ
إِخْوَانًا وَكُنْتُمْ عَلَى شَفَا حُفْرَةٍ مِّنَ
النَّارِ فَأَنْقَذَكُم مِّنْهَا كَذَلِكَ يُبَيِّنُ اللَّهُ
لَكُمْ آيَاتِهِ لَعَلَّكُمْ تَهْتَدُونَ ﴿١٥٣﴾

وَلَتَكُنَّ مِنْكُمْ أُمَّةٌ يَدْعُونَ إِلَى الْخَيْرِ
وَيَأْمُرُونَ بِالْمَعْرُوفِ وَيَنْهَوْنَ عَنِ
الْمُنْكَرِ وَأُولَئِكَ هُمُ الْمُفْلِحُونَ ﴿١٥٤﴾

وَلَا تَكُونُوا كَالَّذِينَ تَفَرَّقُوا وَاخْتَلَفُوا
مِن بَعْدِ مَا جَاءَهُمُ الْبَيِّنَاتُ وَأُولَئِكَ
لَهُمْ عَذَابٌ عَظِيمٌ ﴿١٥٥﴾

يَوْمَ تَبْيَضُّ وُجُوهٌ وَتَسْوَدُّ وُجُوهٌ فَأَمَّا
الَّذِينَ اسْوَدَّتْ وُجُوهُهُمْ أَكْفَرْتُمْ بَعْدَ
إِيمَانِكُمْ فَاذْكُرُوا الْعَذَابَ بِمَا كُنْتُمْ كَافِرِينَ ﴿١٥٦﴾

107. ಪ್ರಸನ್ನವದನರಾದವರ ವಿಚಾರ-ಅವರಿಗೆ ಅಲ್ಲಾಹನ ಕೃಪಾಶ್ರಯದಲ್ಲಿ ಸ್ಥಾನ ಸಿಗುವುದು ಮತ್ತು ಅವರು ಸದಾ ಅದೇ ಸ್ಥಿತಿಯಲ್ಲಿರುವರು.

وَأَمَّا الَّذِينَ ابْيَضَّتْ وَجُوهُهُمْ فِي رَحْمَةِ اللَّهِ هُمْ فِيهَا خَالِدُونَ ﴿١٠٧﴾

108. ನಾವು ನಿಮಗೆ ನಿಖರವಾಗಿ ತಿಳಿಸುತ್ತಿರುವ ಅಲ್ಲಾಹನ ಸುಸ್ಪಷ್ಟ ಆದೇಶಗಳಿವು. ಏಕೆಂದರೆ ಅಲ್ಲಾಹನು ಲೋಕವಾಸಿಗಳ ಮೇಲೆ ಅಕ್ರಮವೆಸಗುವ ಇರಾದೆಯನ್ನೇನೂ ಇಟ್ಟಿರುವುದಿಲ್ಲ.

تِلْكَ آيَاتُ اللَّهِ تَنْزِلُهَا عَلَيْكَ بِالْحَقِّ وَاللَّهُ يُرِيدُ ظَلْمًا لِّلْعَالَمِينَ ﴿١٠٨﴾

109. ಭೂಮಿ-ಆಕಾಶಗಳ ಸಮಸ್ತ ವಸ್ತುಗಳ ಮಾಲಕನು ಅಲ್ಲಾಹನು ಮತ್ತು ಸಕಲ ವ್ಯವಹಾರಗಳೂ ಅಲ್ಲಾಹನ ಆಸ್ಥಾನದಲ್ಲಿ ಅರ್ಪಿಸಲ್ಪಡುತ್ತವೆ.

وَاللَّهُ مَا فِي السَّمَاوَاتِ وَمَا فِي الْأَرْضِ ط
وَإِلَى اللَّهِ تُرْجَعُ الْأُمُورُ ﴿١٠٩﴾

110. ಮಾನವರ ಸನ್ಮಾರ್ಗದರ್ಶನ ಮತ್ತು ಸಂಸ್ಕಾರಗಳಿಗಾಗಿ ನಿಯೋಗಿಸಲಾಗಿರುವ ಅತ್ಯುತ್ತಮ ಜನಕೂಟವು ನಿಮ್ಮದಾಗಿರುತ್ತದೆ. ನೀವು ಒಳಿತಿನ ಆದೇಶವನ್ನೀಯುತ್ತೀರಿ, ಪಾಪಕಾರ್ಯಗಳಿಂದ ತಡೆಯುತ್ತೀರಿ ಮತ್ತು ಅಲ್ಲಾಹನ ಮೇಲೆ ವಿಶ್ವಾಸವಿಡುತ್ತೀರಿ. ಈ ಗ್ರಂಥದವರು²⁶ ವಿಶ್ವಾಸವಿಡುತ್ತಿದ್ದರೆ ಅವರಿಗೇ ಚೆನ್ನಾಗಿತ್ತು. ಅವರಲ್ಲಿ ಕೆಲವರು ಸತ್ಯವಿಶ್ವಾಸಿಗಳೂ ಕಂಡು ಬರುತ್ತಾರೆ. ಆದರೂ ಅವರ ಅಧಿಕಾಂಶ ಜನರು ಆಚ್ಛೋಲ್ಲಂಘಕರಾಗಿರುತ್ತಾರೆ.

كُنْتُمْ خَيْرَ أُمَّةٍ أُخْرِجَتْ لِلنَّاسِ تَأْمُرُونَ
بِالْعُرُوفِ وَتَنْهَوْنَ عَنِ الْمُنْكَرِ وَتُؤْمِنُونَ
بِاللَّهِ وَلَوْ أَنَّمَنِ أَهْلُ الْكِنَابِ كَانَ خَيْرًا لَّكُمْ
مِنْهُمْ الْمُؤْمِنُونَ وَكَثَرُهُمُ الْفَاسِقُونَ ﴿١١٠﴾

111. ಇವರು ನಿಮಗೇನೂ ಕೇಡನ್ನುಂಟು ಮಾಡಲಾರರು. ಹೆಚ್ಚೆಂದರೆ ಒಂದಿಷ್ಟು ಸತಾಯಿಸಬಹುದು. ಅವರು ನಿಮ್ಮೊಂದಿಗೆ ಯುದ್ಧ ಮಾಡಿದರೆ, ಹೋರಾಟದಲ್ಲಿ ಬೆನ್ನು ತೋರಿಸುವರು. ಅನಂತರ ಅವರಿಗೆ ಎಲ್ಲಿಂದಲೂ ನೆರವು ಒದಗದಷ್ಟು ಅಸಹಾಯಕ ರಾಗುವರು.

لَنْ يَضُرُّكُمْ إِلَّا أَذًى ط وَإِنْ يُقَاتِلُوكُمْ
يُؤْتِكُمْ الْآدَابَ بَأْسًا ثُمَّ لَا يُنْصَرُونَ ﴿١١١﴾

112. ಇವರು ಇದ್ದಲ್ಲೆಲ್ಲಾ ಇವರ ಮೇಲೆ ಛೇದನ ಬಿತ್ತು. ಇನ್ನೆಲ್ಲಾದರೂ ಅಲ್ಲಾಹನಲ್ಲಿ ಅಥವಾ ಜನರಲ್ಲಿ ಆಸರೆ ಸಿಕ್ಕಿದರೆ ಆ ಮಾತು ಬೇರೆ.²⁷ ಇವರು ಅಲ್ಲಾಹನ ಕ್ರೋಧದಿಂದ

ضُرِبَتْ عَلَيْهِمُ الذَّلِيلَةُ آيِنَ مَا تَقِفُوا إِلَّا
بِحَبْلِ مِنَ اللَّهِ وَحَبْلِ مِنَ النَّاسِ وَبَاءُوا
بِغَضَبٍ مِنَ اللَّهِ وَضُرِبَتْ عَلَيْهِمُ الْمَسْكَنَةُ ط

26. ಇಲ್ಲಿ ಗ್ರಂಥದವರೆಂದರೆ ಯಹೂದಿಯರಾಗಿದ್ದಾರೆ.

27. ಅರ್ಥಾತ್- ಜಗತ್ತಿನಲ್ಲಿ ಅವರಿಗೆ ಸ್ವಲ್ಪ ಶಾಂತಿ ಸಮಾಧಾನ ಪ್ರಾಪ್ತವಾದರೂ ಅದು ಅವರ ಸ್ವಂತ ಬಲದಿಂದ ಗಳಿಸಿದ ಶಾಂತಿ-ಸಮಾಧಾನವಲ್ಲ. ಬದಲಾಗಿ ಅದು ಇತರರ ಸಹಕಾರ ಮತ್ತು ಕೃಪೆಯ ಪರಿಣಾಮವಾಗಿದೆ. ಯಾವುದಾದರೂ ಮುಸ್ಲಿಮ್ ರಾಷ್ಟ್ರ ಅವರಿಗೆ ದೇವನ ಹೆಸರಲ್ಲಿ ಕೆಲವೊಮ್ಮೆ ಆಶ್ರಯ ನೀಡಬಹುದು. ಕೆಲವೊಮ್ಮೆ ಮುಸ್ಲಿಮೇತರ ರಾಷ್ಟ್ರಗಳು ಅವರಿಗೆ ಅಭಯ ನೀಡಬಹುದು. ಹೀಗೆ ಕೆಲವೊಮ್ಮೆ ಅವರಿಗೆ ಲೋಕದಲ್ಲಿ ಪ್ರಾಬಲ್ಯ ಸಾಧಿಸುವ ಅವಕಾಶವೂ ದೊರೆಯಬಹುದು. ಆದರೆ ಅದಾವುದನ್ನೂ ಅವರು ತಮ್ಮ

ಆವರಿಸಲ್ಪಟ್ಟಿದ್ದಾರೆ. ಇವರ ಮೇಲೆ ದಾರಿದ್ರ್ಯ ಮತ್ತು ಪರಾಧೀನತೆಯು ಹೇರಲ್ಪಟ್ಟಿದೆ. ಇವೆಲ್ಲ ಇವರು ಅಲ್ಲಾಹನ ನಿದರ್ಶನಗಳನ್ನು ನಿಷೇಧಿಸುತ್ತಲಿದ್ದು ದರಿಂದಲೂ ಪ್ರವಾದಿಗಳನ್ನು ಅನ್ಯಾಯವಾಗಿ ವಧಿಸಿರುವುದರಿಂದಲೂ ಉಂಟಾಗಿವೆ. ಇವರ ಅವಿಧೇಯತೆ ಮತ್ತು ಅತಿರೇಕಗಳ ಪರಿಣಾಮವಿದು.

113. ಆದರೆ ಗ್ರಂಥದವರೆಲ್ಲರೂ ಒಂದೇ ತೆರನಾಗಿರುವುದಿಲ್ಲ. ಅವರಲ್ಲಿ ನೇರಮಾರ್ಗದಲ್ಲಿ ಸ್ಥಿರವಾಗಿರುವ ಕೆಲವರೂ ಇದ್ದಾರೆ. ಅವರು ರಾತ್ರಿಕಾಲದಲ್ಲಿ ಅಲ್ಲಾಹನ ಸೂಕ್ತಗಳನ್ನು ಪಠಿಸುತ್ತಾರೆ ಮತ್ತು ಅವನ ಮುಂದೆ ಸಾಷ್ಟಾಂಗವೆರಗುತ್ತಾರೆ.

114. ಅಲ್ಲಾಹ್ ಮತ್ತು ಪರಲೋಕದ ಮೇಲೆ ವಿಶ್ವಾಸವಿರಿಸುತ್ತಾರೆ. ಒಳಿತಿನ ಆದೇಶವನ್ನೀಯುತ್ತಾರೆ ಪಾಪಕಾರ್ಯಗಳಿಂದ ತಡೆಯುತ್ತಾರೆ ಮತ್ತು ಸತ್ಕಾರ್ಯಗಳಲ್ಲಿ ನಿರತರಾಗಿರುತ್ತಾರೆ. ಇವರು ಸಜ್ಜನರು.

115. ಇವರು ಮಾಡುವ ಯಾವ ಸತ್ಕರ್ಮಗಳನ್ನೂ ಕಡೆಗಣಿಸಲಾಗದು. ಅಲ್ಲಾಹನು ಧರ್ಮನಿಷ್ಠರನ್ನು ಚೆನ್ನಾಗಿ ಬಲ್ಲನು.

116. ಸತ್ಯನಿಷೇಧ ನೀತಿಯನ್ನನುಸರಿಸಿದವರಿಗೆ ಅಲ್ಲಾಹನದುರು ಅವರ ಸಂಪತ್ತಾಗಲಿ, ಸಂತತಿಯಾಗಲಿ ಏನೂ ಫಲ ಕೊಡಲಾರದು. ಅವರಂತು ನರಕಾಗ್ನಿಯಲ್ಲಿ ಬೀಳುವವರು ಮತ್ತು ಅಲ್ಲೇ ಸದಾಕಾಲ ಉಳಿಯುವರು.

117. ಅವರು ತಮ್ಮ ಇಹಜೀವನದಲ್ಲಿ ಖರ್ಚು ಮಾಡುತ್ತಿರುವುದರ ಉಪಮೆಯು ಹಿಮಮಯ ಗಾಳಿಯಂತೆಯೂ ಅದು ತಮ್ಮ ಮೇಲೆ ತಾವೇ ಅಕ್ರಮವೆಸಗಿಕೊಂಡವರ ಹೊಲದ ಮೇಲೆ ಬೀಸಿ, ಅದನ್ನು ನಾಶ ಮಾಡಿಬಿಟ್ಟಂತೆಯೂ ಇರುತ್ತದೆ. ಅಲ್ಲಾಹನು ಅವರ ಮೇಲೆ ಅಕ್ರಮವೆಸಗಲಿಲ್ಲ. ವಾಸ್ತವದಲ್ಲಿ ಇವರು ಸ್ವತಃ ತಮ್ಮ ಮೇಲೆ ಅಕ್ರಮವೆಸಗುತ್ತಿದ್ದಾರೆ.

118. ಓ ಸತ್ಯವಿಶ್ವಾಸಿಗಳೇ, ನಿಮ್ಮವರ ಹೊರತು ಅನ್ಯರನ್ನು ನಿಮ್ಮ ರಹಸ್ಯಚ್ಛಾನಿಗಳನ್ನಾಗಿ ಮಾಡಿಕೊಳ್ಳಬೇಡಿರಿ. ಅವರು ನಿಮ್ಮ

ذَلِكَ بِأَنَّهُمْ كَانُوا يَكْفُرُونَ بِآيَاتِ اللَّهِ
وَيَقْتُلُونَ الْأَنْبِيَاءَ بِغَيْرِ حَقِّ ذَلِكَ
بِمَا عَصَوْا وَكَانُوا يَعْتَدُونَ ﴿١١٣﴾

لَسُوا سَوَاءً مِمَّنْ أَهْلِ الْكِتَابِ أُمَّةٌ
قَالِمَةٌ يَتْلُونَ آيَاتِ اللَّهِ آنَاءَ اللَّيْلِ وَهُمْ
يَسْجُدُونَ ﴿١١٤﴾

يُؤْمِنُونَ بِاللَّهِ وَالْيَوْمِ الْآخِرِ وَيَأْمُرُونَ
بِالْعُرُوفِ وَيَنْهَوْنَ عَنِ الْمُنْكَرِ وَيُسَارِعُونَ
فِي الْخَيْرَاتِ وَأُولَئِكَ مِنَ الصَّالِحِينَ ﴿١١٥﴾

وَمَا يَفْعَلُوا مِنْ خَيْرٍ فَلَنْ يُكْفَرُوا بِاللَّهِ
عَلِيمٌ ﴿١١٦﴾ بِالْمُتَّقِينَ ﴿١١٥﴾

إِنَّ الَّذِينَ كَفَرُوا لَنْ تُغْنِي عَنْهُمْ أَمْوَالُهُمْ
وَأَوْلَادُهُمْ مِنَ اللَّهِ شَيْئًا وَأُولَئِكَ
أَصْحَابُ النَّارِ هُمْ فِيهَا خَالِدُونَ ﴿١١٧﴾

مَثَلُ مَا يُنْفِقُونَ فِي هَذِهِ الْحَيَاةِ الدُّنْيَا
كَمَثَلِ رَائِيحٍ فِيهَا صُرٌّ أَصَابَتْ حَرْثَ
قَوْمٍ ظَلَمُوا أَنفُسَهُمْ فَأَهْلَكَتْهُمَا وَكَانَ ظَلْمُهُمُ
اللَّهُ وَلَكِنْ أَنفُسَهُمْ يَظْلِمُونَ ﴿١١٨﴾

يَا أَيُّهَا الَّذِينَ آمَنُوا لَا تَتَّخِذُوا بَطَانَةً
مِّنْ دُونِكُمْ لَا يَأْتُونَكُمْ خَبْرًا لَّا تَدْرُؤُونَ

ತೋಳ್ಳಲದಿಂದ ಸಾಧಿಸಿದ್ದಲ್ಲ. ಬದಲಾಗಿ ಅಕ್ಕಪಕ್ಕದವರ ಪಾದಪೂಜೆ ಮಾಡುವ ಮೂಲಕ ಸಾಧಿಸಿದ್ದಾರೆ. ಅಮೇರಿಕ, ಬ್ರಿಟನ್ ಮತ್ತು ರಷ್ಯಾದ ಸಹಕಾರದಿಂದ ಸ್ಥಾಪಿತವಾದ 'ಇಸ್ರೇಲ್' ಎಂಬ ಯಹೂದಿ ಸಾಮ್ರಾಜ್ಯವೂ ಇಂದು ಅದೇ ಸ್ಥಿತಿಯಲ್ಲಿದೆ.

ದುಃಸ್ಥಿತಿಯಿಂದ ಲಾಭಪಡೆಯುವ ಯಾವ ಸಂದರ್ಭವನ್ನೂ ಕಳೆದುಕೊಳ್ಳುವುದಿಲ್ಲ. ನಿಮಗೆ ಹಾನಿಯುಂಟಾಗುವ ವಿಷಯವೇ ಅವರಿಗೆ ಪ್ರಿಯವಾಗಿರುತ್ತದೆ. ಅವರ ಹೃದಯದಲ್ಲಿರುವ ದ್ವೇಷವು ಅವರ ಬಾಯಿಯಿಂದ ಹೊರ ಹೊಮ್ಮುತ್ತದೆ ಮತ್ತು ಅವರು ತಮ್ಮ ಹೃದಯದಲ್ಲಿ ಅಡಗಿಸಿಕೊಂಡಿರುವುದು ಅದಕ್ಕಿಂತಲೂ ಕಠಿಣತರವಾಗಿದೆ. ನಾವು ನಿಮಗೆ ಸುಸ್ವಪ್ನ ಮಾರ್ಗದರ್ಶನಗಳನ್ನು ನೀಡಿದ್ದೇವೆ. ನೀವು ವಿಚಾರವಂತರಾಗಿದ್ದರೆ.

119. (ಇಂತಹವರೊಂದಿಗೆ ಸಂಬಂಧವಿರಿಸಿಕೊಳ್ಳುವ ವಿಷಯದಲ್ಲಿ ಜಾಗರೂಕರಾಗಿರಿ.) ನೀವು ಅವರನ್ನು ಪ್ರೀತಿಸುತ್ತೀರಿ. ಆದರೆ ಅವರು ನಿಮ್ಮನ್ನು ಪ್ರೀತಿಸುವುದಿಲ್ಲ. ವಸ್ತುತಃ ನೀವು ಎಲ್ಲ ದೇವಗ್ರಂಥಗಳನ್ನೂ ಸಮ್ಮತಿಸುತ್ತೀರಿ. ಅವರು ನಿಮ್ಮನ್ನು ಭೇಟಿಯಾದಾಗ, "ನಾವು ಸಹ (ನಿಮ್ಮ ಪ್ರವಾದಿ ಮತ್ತು ಗ್ರಂಥವನ್ನು) ಒಪ್ಪಿಕೊಂಡೆವು" ಎನ್ನುತ್ತಾರೆ. ಆದರೆ ನಿಮ್ಮನ್ನು ಬಿಟ್ಟಿಗಲಿದಾಗಲಂತು ನಿಮ್ಮ ವಿರುದ್ಧ ಕ್ರೋಧಾತಿರೇಕದಿಂದ ತಮ್ಮ ಬೆರಳುಗಳನ್ನು ತಾವೇ ಕಚ್ಚಿಕೊಳ್ಳಲಾರಂಭಿಸುತ್ತಾರೆ. "ನಿಮ್ಮ ಕ್ರೋಧದಲ್ಲಿ ನೀವೇ ಬೆಂದು ಸಾಯಿರಿ" ಎಂದು ಅವರೊಡನೆ ಹೇಳಿರಿ. ಅಲ್ಲಾಹನು ಹೃದಯಗಳೊಳಗೆ ಅವಿತಿರುವ ರಹಸ್ಯಗಳನ್ನೂ ತಿಳಿದಿರುತ್ತಾನೆ.

120. ನಿಮಗೆ ಹಿತವಾದರೆ ಅವರಿಗೆ ಅಹಿತವೆನಿಸುತ್ತದೆ ಮತ್ತು ನಿಮ್ಮ ಮೇಲೆನಾದರೂ ವಿಪತ್ತು ಬಂದರೆ ಅವರು ಸಂತೋಷಪಡುತ್ತಾರೆ. ಆದರೆ ನೀವು ಸಹನೆಯಿಂದ ವರ್ತಿಸಿದರೆ ಮತ್ತು ಅಲ್ಲಾಹನಿಗೆ ಭಯಪಟ್ಟು ಕಾರ್ಯವೆಸಗುತ್ತಿದ್ದರೆ ಅವರ ಯಾವ ಹಂಚಿಕೆಯೂ ನಿಮ್ಮ ವಿರುದ್ಧ ಪರಿಣಾಮವನ್ನುಂಟು ಮಾಡಲಾರದು. ಅವರು ಮಾಡುತ್ತಿರುವುದೆಲ್ಲವನ್ನೂ ಅಲ್ಲಾಹನು ಆವರಿಸಿದ್ದಾನೆ.

121. (ಓ ಪೈಗಂಬರರೇ, ಮುಸ್ಲಿಮರ ಮುಂದೆ ಆ ಸಂದರ್ಭದ ಪ್ರಸ್ತಾಪವೆತ್ತಿರಿ) ನೀವು ಮುಂಚಾನೆ ನಿಮ್ಮ ಮನೆಯಿಂದ ಹೊರಟಿದ್ದಿರಿ ಮತ್ತು (ಉಹುದ್ ಬಯಲಿನಲ್ಲಿ) ಮುಸ್ಲಿಮರನ್ನು ಯುದ್ಧಕ್ಕಾಗಿ ಅಲ್ಲಲ್ಲಿ ನೇಮಕ ಮಾಡುತ್ತಿದ್ದಿರಿ. ಅಲ್ಲಾಹನು ಸರ್ವಶ್ರುತ ನಾಗಿರುತ್ತಾನೆ ಮತ್ತು ಎಲ್ಲವನ್ನೂ ಬಲ್ಲವನಾಗಿರುತ್ತಾನೆ.

122. ನಿಮ್ಮಲ್ಲಿ ಎರಡು ತಂಡಗಳು ಭೀರುತನ ತೋರಿಸಲುದ್ಯುಕ್ತರಾಗಿ

عَنِتْمُ قَدْ بَدَاتِ الْبُعْضَاءُ مِنْ اَفْوَاهِهِمْ
وَمَا تُحْفِيْ صُدُوْرُهُمْ اَكْبَرُ قَدْ بَيَّنَّا
لَكُمْ الْاٰيَاتِ اِنْ كُنْتُمْ تَعْقِلُوْنَ ﴿١١٩﴾

هَآئِنْتُمْ اَوْ اَلَّا تَجِبُوْهُمْ وَلَا يُجِبُوْنَكُمْ
وَتُوْمُنُوْنَ بِالْكِتٰبِ كُلِّهٖ وَاِذَا الْقُوْمُ
قَالُوْا اٰمَنَّا۟ وَاِذَا حَلَوْا عَصَوْا عَلٰىكُمْ
اَلَا تَاْمَلُ مِنَ الْعٰظِمٰتِ قُلُوْبُ مُؤْمِنُوْا بِغَيْظِكُمْ
اِنَّ اللّٰهَ عَلِيْمٌۢ بِاٰتِ الصُّدُوْرِ ﴿١٢٠﴾

اِنْ تَسْسِكُمْ حَسَنَةً تَنْسُوْهُمْ وَاِنْ
تُصِبْكُمْ سَيِّئَةٌ يُّفْرَحُوْا بِهَا ط وَاِنْ
تَصْبِرُوْا وَتَتَّقُوا لَا يَضُرُّكُمْ كَيْدُهُمْ
شَيْ۟ٔا ط اِنَّ اللّٰهَ بِمَا يَعْمَلُوْنَ مُحِيْطٌ ﴿١٢١﴾

وَ اِذْ عَدُوَّتْ مِنْ اٰهْلِكَ تُبَوِّئُ الْمُؤْمِنِيْنَ
مَقَاعِدَ لِلْقِتَالِ ط وَاللّٰهُ سَمِيْعٌ عَلِيْمٌ ﴿١٢٢﴾

اِذْ هَمَّتْ طٰٓئِفَتَيْنِ مِنْكُمْ اَنْ تَفْسُقَا

ಬಿಟ್ಟಿದ್ದ ಸಂದರ್ಭವನ್ನು ಸ್ಮರಿಸಿರಿ. ಅವರ ಸಹಾಯಕ್ಕೆ ಅಲ್ಲಾಹನು ಉಪಸ್ಥಿತನಿದ್ದನು ಮತ್ತು ಸತ್ಯವಿಶ್ವಾಸಿಗಳು ಅಲ್ಲಾಹನ ಮೇಲೆಯೇ ಭರವಸೆಯನ್ನಿಡಬೇಕು.

123. ಇದಕ್ಕೆ ಮುಂಚೆ 'ಬದ್' ಯುದ್ಧದಲ್ಲಿ ನೀವು ದುರ್ಬಲರಾಗಿದ್ದರೂ ಅಲ್ಲಾಹನು ನಿಮಗೆ ಸಹಾಯ ಮಾಡಿದ್ದನು. ಆದುದರಿಂದ ನೀವು ಅಲ್ಲಾಹನ ಕೃತಜ್ಞತೆಯಿಂದ ದೂರವಿರಬೇಕು. ಮುಂದೆ ನೀವು ಕೃತಜ್ಞರಾಗುವರೆಂದು ಆಶಿಸಲಾಗಿದೆ.

124. (ಓ ಪೈಗಂಬರರೇ,) "ಅಲ್ಲಾಹನು ಮೂರು ಸಾವಿರ ದೇವಚರರನ್ನು ಇಳಿಸಿ ಸಹಾಯ ಮಾಡಿದರೆ ನಿಮಗೆ ಸಾಲದೇ?" ಎಂದು ನೀವು ಸತ್ಯವಿಶ್ವಾಸಿಗಳೊಡನೆ ಹೇಳುತ್ತಿದ್ದುದನ್ನು ಸ್ಮರಿಸಿರಿ.

125. ನೀವು ಸಹನೆ ತಾಳಿದರೆ ಮತ್ತು ಅಲ್ಲಾಹನನ್ನು ಭಯಪಟ್ಟು ವರ್ತಿಸಿದರೆ, ಶತ್ರುಗಳು ನಿಮ್ಮ ಮೇಲೆ ಬಂದೊಡನೆ ನಿಸ್ಸಂದೇಹವಾಗಿಯೂ ನಿಮ್ಮ ಪ್ರಭುವು (ಮೂರು ಸಾವಿರವಲ್ಲ) ಐದು ಸಾವಿರ ಗುರಿತಪ್ಪದ ದೇವಚರರ ಮೂಲಕ ನಿಮಗೆ ಸಹಾಯ ಮಾಡುವನು.

126. ನೀವು ಸಂತಸ ಪಡಲಿಕ್ಕಾಗಿಯೂ ನಿಮ್ಮ ಮನಶ್ಯಾಂತಿಗಾಗಿಯೂ ಅಲ್ಲಾಹನು ನಿಮಗೆ ಈ ವಿಷಯವನ್ನು ಅರಹಿದನು. ವಿಜಯ ವಾದರೋ ಪ್ರಬಲನೂ ಯುಕ್ತಿಪೂರ್ಣನೂ ಆಗಿರುವ ಅಲ್ಲಾಹನ ವತಿಯಿಂದಲೇ ಆಗಿರುತ್ತದೆ.

127. ಸತ್ಯನಿಷೇಧ ಮಾರ್ಗದಲ್ಲಿ ನಡೆಯುವವರ ಒಂದು ಭಾಗವನ್ನು ಕತ್ತರಿಸಲಿಕ್ಕಾಗಿ ಅಥವಾ ಅವರು ಆಶಾಭಗ್ನತೆಯೊಂದಿಗೆ ಹಿಮ್ಮೆಟ್ಟಿ ಲಿಕ್ಕಾಗಿ (ಈ ಸಹಾಯವನ್ನು ಅವನು ನಿಮಗೆ ಒದಗಿಸುವನು.)

128. (ಓ ಪೈಗಂಬರರೇ,) ತೀರ್ಮಾನದ ಅಧಿಕಾರದಲ್ಲಿ ನಿಮ್ಮ ಪಾಲೇನೂ ಇಲ್ಲ. ಅವರು ಅಕ್ರಮಿಗಳಾಗಿರುವುದರಿಂದ, ತನಗೆ ಇಷ್ಟಬಂದವರನ್ನು ಕ್ಷಮಿಸುವ ಮತ್ತು ಇಷ್ಟಬಂದವರನ್ನು ಶಿಕ್ಷಿಸುವ ಅಧಿಕಾರ ಅಲ್ಲಾಹನಿಗಿದೆ.

129. ಭೂಮಿ-ಆಕಾಶಗಳಲ್ಲಿ ಏನೆಲ್ಲ ಇರುವುದೋ ಅವುಗಳ ಮಾಲಕನು ಅಲ್ಲಾಹನು. ಅವನು, ಇಷ್ಟಬಂದವರನ್ನು ಕ್ಷಮಿಸಬಲ್ಲನು, ಇಷ್ಟಬಂದವರನ್ನು ಶಿಕ್ಷಿಸಬಲ್ಲನು. ಅವನು ಕ್ಷಮಾಶೀಲನೂ ಕರುಣಾಮಯಿಯೂ ಆಗಿರುತ್ತಾನೆ.²⁸

وَاللّٰهُ وَلِيُّهُمَا وَعَلَى اللّٰهِ فَلْيَتَوَكَّلِ
الْمُؤْمِنُونَ ﴿١٢١﴾

وَلَقَدْ نَصَرَكُمُ اللّٰهُ بِبَدْرٍ وَأَنْتُمْ
أَذِلَّةٌ فَأَقْرَبُوا اللّٰهَ لَعَلَّكُمْ تَشْكُرُونَ ﴿١٢٢﴾

إِذْ تَقُولُ لِلْمُؤْمِنِينَ أَلَنْ يَكْفِيَكُمْ أَنْ
يُمِدَّكُمْ رَبُّكُمْ بِثَلَاثَةِ آفٍ مِنَ الْمَلَائِكَةِ
مُنزَلِينَ ﴿١٢٣﴾

بَلَىٰ إِنْ تَصْبِرُوا وَتَتَّقُوا وَيَأْتُوكُم مِّنْ
فَوْرِهِمْ هَذَا يُمِدَّكُمْ رَبُّكُمْ بِخَمْسَةِ
آفٍ مِنَ الْمَلَائِكَةِ مُسَوِّمِينَ ﴿١٢٤﴾

وَمَا جَعَلَهُ اللّٰهُ إِلَّا بُشْرَىٰ لَكُمْ وَلِتَطْمَئِنَّ
فُؤَادُكُمْ بِهِ وَمَا النَّصْرُ إِلَّا مِنْ عِنْدِ
اللّٰهِ الْعَزِيزِ الْحَكِيمِ ﴿١٢٥﴾

لِيَقْطَعَ طَرَفًا مِّنَ الَّذِينَ كَفَرُوا أَوْ
يَكْتَسِبُهُمْ فَيُنْقَلِبُوا أَحْزَابًا مِّنْ
بَيْنِ يَدَيْهِمْ أَوْ يُبَدِّلُوا نِيَّتَهُمْ
مِّنْ أَمْرِ شَيْءٍ أُوَيْتُوا بِتُوبَةٍ عَلَيْهِمْ
﴿١٢٦﴾

وَاللّٰهُ مَا فِي السَّمٰوٰتِ وَمَا فِي الْاَرْضِ
يَغْفِرُ لِمَن يَّشَاءُ وَيُعَذِّبُ مَن يَّشَاءُ وَاللّٰهُ
غَفُوْرٌ رَّحِيْمٌ ﴿١٢٧﴾

130. ಓ ಸತ್ಯವಿಶ್ವಾಸಿಗಳೇ, ಬಡ್ಡಿ-ಮಾರ್ಬಡ್ಡಿ ತಿನ್ನುವುದನ್ನು ಬಿಟ್ಟು ಬಿಡಿರಿ ಮತ್ತು ಅಲ್ಲಾಹನನ್ನು ಭಯಪಡಿರಿ. (ಆಗ) ನೀವು ಕೃಪೆಗೆ ಅರ್ಹರಾಗಿರುವಿರೆಂದು ಆಶಿಸಬಹುದು.

يَا أَيُّهَا الَّذِينَ آمَنُوا لَا تَأْكُلُوا الرِّبَا
أَضْعَافًا مُضَاعَفَةً ۖ وَاتَّقُوا اللَّهَ لَعَلَّكُمْ تُفْلِحُونَ ﴿٣٠﴾

131. ಸತ್ಯನಿಷೇಧಿಗಳಿಗಾಗಿ ಸಿದ್ಧಗೊಳಿಸಲ್ಪಟ್ಟಿರುವ ಆ ನರಕಾಗ್ನಿಗೆ ಅಂಜಿರಿ.

وَ اتَّقُوا النَّارَ الَّتِي أُعِدَّتْ لِلْكَافِرِينَ ﴿٣١﴾

132 ಮತ್ತು ಅಲ್ಲಾಹನ ಹಾಗೂ ಸಂದೇಶವಾಹಕರ ಆಜ್ಞೆಯನ್ನು ಪಾಲಿಸಿರಿ. ನೀವು ಕೃಪಾರ್ಹರಾಗುವಿರೆಂದು ನಿರೀಕ್ಷಿಸಬಹುದು.

وَ أَطِيعُوا اللَّهَ وَالرَّسُولَ لَعَلَّكُمْ تُرْحَمُونَ ﴿٣٢﴾

133 ನಿಮ್ಮ ಪ್ರಭುವಿನ ಕ್ಷಮೆಯ ಕಡೆಗೆ ಮತ್ತು ಭೂಮಿ-ಆಕಾಶಗಳಷ್ಟು ವಿಶಾಲವಾಗಿರುವ ಸ್ವರ್ಗದ ಕಡೆಗೆ ಧಾವಿಸಿರಿ. ಅದು ದೇವಭಯವುಳ್ಳವರಿಗಾಗಿ ಸಿದ್ಧಗೊಳಿಸಲ್ಪಟ್ಟಿರುತ್ತದೆ.

وَسَارِعُوا إِلَىٰ مَغْفِرَةٍ مِّن رَّبِّكُمْ وَجَنَّةٍ
عَرْضُهَا السَّمَاوَاتُ وَالْأَرْضُ أُعِدَّتْ لِلْمُتَّقِينَ ﴿٣٣﴾

134. ಅವರು ಸ್ಥಿತಿವಂತರಾಗಿರುವಾಗಲೂ ದುಸ್ಥಿತಿಯಲ್ಲಿರುವಾಗಲೂ ತಮ್ಮ ಸಂಪತ್ತನ್ನು ಖರ್ಚು ಮಾಡುತ್ತಾರೆ, ಕೋಪವನ್ನು ನುಂಗಿಕೊಳ್ಳುತ್ತಾರೆ ಮತ್ತು ಇತರರ ಅಪರಾಧಗಳನ್ನು ಕ್ಷಮಿಸುತ್ತಾರೆ.- ಇಂತಹ ಸಜ್ಜನರು ಅಲ್ಲಾಹನಿಗೆ ಅತ್ಯಂತ ಮೆಚ್ಚುಗೆಯವರು.

الَّذِينَ يُنْفِقُونَ فِي السَّرَّاءِ وَالضَّرَّاءِ
وَ الْكُظَيِّبِينَ الْغَيْظَ وَالْعَاقِبِينَ عَنِ النَّاسِ
وَ اللَّهُ يُحِبُّ الْمُحْسِنِينَ ﴿٣٤﴾

135. ಅವರಿಂದ ಎಂದಾದರೂ ಯಾವುದಾದರೂ ಅಶ್ಲೀಲ ಕಾರ್ಯಗಳು ಸಂಭವಿಸಿ ಹೋದಾಗ ಅಥವಾ ಅವರು ಯಾವುದಾದರೂ ಪಾಪಕಾರ್ಯ ಮಾಡಿ ತಮ್ಮ ಮೇಲೆ ತಾವೇ ಅಕ್ರಮವೆಸಗಿ ಕೊಂಡಾಗ ಅವರಿಗೆ ತಕ್ಷಣವೇ ಅಲ್ಲಾಹನ ಸ್ಮರಣೆಯುಂಟಾಗಿ ಬಿಡುತ್ತದೆ ಮತ್ತು ಅವರು ಅವನೊಡನೆ ತಮ್ಮ ಅಪರಾಧಗಳಿಗೆ ಕ್ಷಮೆ ಯಾಚಿಸುತ್ತಾರೆ. - ಅಲ್ಲಾಹನ ಹೊರತು ಪಾಪಗಳನ್ನು ಕ್ಷಮಿಸುವವರು ಇನ್ನಾರಿದ್ದಾರೆ? - ಮತ್ತು ಅವರು ತಿಳಿದೂ ತಿಳಿದೂ ತಾವು ಮಾಡಿದ ಅಪರಾಧದ ಬಗ್ಗೆ ಪೆಟ್ಟು ಹಿಡಿಯುವುದಿಲ್ಲ.

وَ الَّذِينَ إِذَا فَعَلُوا فَاحِشَةً أَوْ ظَلَمُوا
أَنفُسَهُمْ ذَكَرُوا اللَّهَ فَاسْتَغْفَرُوا لِذُنُوبِهِمْ
وَ مَنْ يَغْفِرِ الذُّنُوبَ إِلَّا اللَّهُ تَعَالَى وَ لَمْ
يُصِرُّوا عَلَىٰ مَا فَعَلُوا وَهُمْ يَعْلَمُونَ ﴿٣٥﴾

136. ಅಂಥವರಿಗೆ ಅವರ ಪ್ರಭುವಿನ ಬಳಿ ಇರುವ ಪ್ರತಿಫಲವು ಕ್ಷಮೆ

أُولَٰئِكَ جَزَاؤُهُمْ مَغْفِرَةٌ مِّن رَّبِّهِمْ

28. ಉಹುದ್ ಯುದ್ಧದಲ್ಲಿ ಪ್ರವಾದಿವರ್ಯರು(ಸ) ಗಾಯಗೊಂಡಾಗ ಅವರ ಬಾಯಿಯಿಂದ "ತನ್ನ ಪ್ರವಾದಿಯನ್ನು ಗಾಯಗೊಳಿಸುವ ಜನಾಂಗ ಹೇಗೆ ಯಶಸ್ವಿಯಾದೀತು" ಎಂಬ ಶಾಪದ ಮಾತುಗಳು ಹೊರಡುತ್ತವೆ. ಈ ಸೂಕ್ತಗಳು ಅದಕ್ಕೆ ಉತ್ತರವಾಗಿ ಅವತೀರ್ಣಗೊಂಡಿವೆ.

ಮತ್ತು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಉದ್ಯಾನ ಗಳಾಗಿವೆ. ಅಲ್ಲಿ ಅವರು ಸದಾಕಾಲವೂ ವಾಸಿಸುವರು. ಸತ್ಕರ್ಮ ಮಾಡುವವರಿಗೆ ಇರುವ ಪ್ರತಿಫಲವು ಎಷ್ಟೊಂದು ಉತ್ತಮ!

وَجَنَّاتٍ تَجْرِي مِنْ تَحْتِهَا الْأَنْهَارُ
خَالِدِينَ فِيهَا وَنِعْمَ أَجْرُ الْعَمِلِينَ ﴿٣٧﴾

137. ನಿಮಗಿಂತ ಮುಂಚೆ ಅನೇಕ ಯುಗಗಳು ಕಳೆದುಹೋಗಿವೆ. ಅಂದು (ಅಲ್ಲಾಹನ ಆದೇಶಗಳನ್ನು) ಸುಳ್ಳಾಗಿಸಿದ ಜನರ ಪರಿಣಾಮವೇನಾಯಿತೆಂಬುದನ್ನು ಭೂಮಿಯಲ್ಲಿ ಸುತ್ತಾಡಿ ಕಂಡುಕೊಳ್ಳಿರಿ.

قَدْ خَلَتْ مِنْ قَبْلِكُمْ سُنَنٌ فَاسِيرُوا
فِي الْأَرْضِ فَانظُرُوا كَيْفَ كَانَ
عَاقِبَةُ الْمُكْذِبِينَ ﴿٣٨﴾

138. ಇದು ಜನರಿಗೊಂದು ಸುವ್ಯಕ್ತ ಎಚ್ಚರಿಕೆ ಮತ್ತು ಅಲ್ಲಾಹನನ್ನು ಭಯಪಡುವವರಿಗೆ ಸನ್ಮಾರ್ಗದರ್ಶನ ಹಾಗೂ ಉಪದೇಶ.

هَذَا بَيِّنٌ لِّلَّذِينَ وَهَدَىٰ وَ مَوْعِظَةٌ
لِّلْمُتَّقِينَ ﴿٣٩﴾

139. ನೀವು ಧೈರ್ಯಗುಂದಬೇಡಿರಿ, ವ್ಯಥೆ ಪಡಲೂಬೇಡಿರಿ, ನೀವು ವಿಶ್ವಾಸಿಗಳಾಗಿದ್ದರೆ ನೀವೇ ವಿಜಯಿಗಳಾಗುವಿರಿ.

وَلَا تَهَيُّوْا وَلَا تَحْزَنُوْا وَأَنْتُمْ الْآعْلَمُونَ
إِنْ كُنْتُمْ مُّؤْمِنِينَ ﴿٤٠﴾

140. ಈಗ ನಿಮಗೆ ಆಘಾತವಾಗಿದ್ದರೆ ಇದಕ್ಕಿಂತ ಮುಂಚೆ ಇಂತಹದೇ ಆಘಾತ ನಿಮ್ಮ ವಿರೋಧಿ ತಂಡಕ್ಕೂ ಉಂಟಾಗಿದೆ.²⁹ ಜನರ ಮಧ್ಯೆ ನಾವು ತಿರುಗಿಸುತ್ತಲೇ ಇರುವ ಕಾಲಚಕ್ರವಿದು. ನಿಮ್ಮಲ್ಲಿ ನಿಜವಾದ ವಿಶ್ವಾಸಿಗಳು ಯಾರೆಂಬುದನ್ನು ನೋಡುವ ಸಲುವಾಗಿಯೇ ಅಲ್ಲಾಹನು ಈ ಸಂದರ್ಭವನ್ನು ನಿಮ್ಮ ಮುಂದೆ ತಂದಿದ್ದನು ಮತ್ತು ನಿಜಕ್ಕೂ ಅವನು (ಸತ್ಯದ) ಸಾಕ್ಷ್ಯವಹಿಸುವವರನ್ನು ಆಯ್ಕೆ ಮಾಡಿಕೊಳ್ಳಲು ಬಯಸುತ್ತಿದ್ದನು.³⁰ ಏಕೆಂದರೆ ಅಲ್ಲಾಹನು ಅಕ್ರಮಿಗಳನ್ನು ಮೆಚ್ಚುವುದಿಲ್ಲ.

إِنْ يَسْأَلْكُمْ فَرَجٌ فَقَدْ مَسَّ الْقَوْمَ
فَرَجٌ مِّثْلُهُ وَتِلْكَ الْأَيَّامُ نَدَاؤِهَا بَيْنَ
النَّاسِ وَلَيَعْلَمَ اللَّهُ الَّذِينَ آمَنُوا وَيَتَّخِذَ
مِنْكُمْ شُهَدَاءَ وَاللَّهُ لَا يُحِبُّ الظَّالِمِينَ ﴿٤١﴾

141. ಅವನು ಈ ಸತ್ಯ ಪರೀಕ್ಷೆಯ ಮೂಲಕ ಸತ್ಯವಿಶ್ವಾಸಿಗಳನ್ನು ಬೇರ್ಪಡಿಸಿ ಸತ್ಯನಿಷೇಧಿಗಳನ್ನು ನಿರ್ದೋಷಗೊಳಿಸಲಿಚ್ಛಿಸುತ್ತಿದ್ದನು.

وَلَيَحْصِصَ اللَّهُ الَّذِينَ آمَنُوا وَيُحَقِّقَ
الْكُفْرِينَ ﴿٤٢﴾

142. ನೀವು ನಿರಾಯಾಸವಾಗಿ ಸ್ವರ್ಗವನ್ನು ಪ್ರವೇಶಿಸುವಿರೆಂದು ಭಾವಿಸಿರುವಿರಾ? ವಸ್ತುತಃ ನಿಮ್ಮಲ್ಲಿ ಯಾರೆಲ್ಲ ಅಲ್ಲಾಹನ

أَمْ حَسِبْتُمْ أَنْ تُدْخَلُوا الْجَنَّةَ وَلَكِنَّا

29. ಇದು ಬದ್ರ್ ಯುದ್ಧದ ಕಡೆಗಿರುವ ಸೂಚನೆಯಾಗಿದೆ. ಆಗ ಏಟು ತಿಂದು ಸತ್ಯನಿಷೇಧಿಗಳು ಧೈರ್ಯಗುಂದದಿರುವಾಗ ಉಹುದ್ ಯುದ್ಧದಲ್ಲಿ ಏಟು ತಿಂದು ನೀವೇಕೆ ಎದೆಗುಂದಿದ್ದೀರಿ? ಎನ್ನುವುದು ಇದರ ತಾತ್ಪರ್ಯವಾಗಿದೆ.

30. ಮೂಲದಲ್ಲಿ ಪ್ರಯೋಗವಾಗಿರುವ ಪದಗಳ ಅರ್ಥವು 'ನಿಮ್ಮಿಂದ ಕೆಲವು ಹುತಾತ್ಮರನ್ನು ಪಡೆಯಬಯಸಿದ್ದನು' ಎಂದಾಗಿದೆ. ಅಂದರೆ ಅಲ್ಲಾಹನು ಕೆಲವರಿಗೆ ಹುತಾತ್ಮತೆಯ ಸ್ಥಾನ ನೀಡಬಯಸಿದ್ದನು. ಇನ್ನೊಂದು ಅರ್ಥ ಸತ್ಯವಿಶ್ವಾಸಿಗಳು ಮತ್ತು ಕಪಟವಿಶ್ವಾಸಿಗಳಿಂದ ಕೂಡಿದ ನಿಮ್ಮ ಸಮೂಹದಿಂದ ಅಲ್ಲಾಹನು 'ಶುಹದಾಅ ಅಲನ್ಹಾಸ್'ರನ್ನು (ಜನರ ಮೇಲೆ ಸತ್ಯಸಾಕ್ಷ್ಯ ವಹಿಸುವವರು) ಪ್ರತ್ಯೇಕವಾಗಿ ಆರಿಸಬಯಸಿದ್ದನು' ಎಂದಾಗಿದೆ. ಅರ್ಥಾತ್ ಅಲ್ಲಾಹನು ಮುಸ್ಲಿಮ್ ಸಮುದಾಯಕ್ಕೆ ನೀಡಿರುವ ಉನ್ನತ ಪದವಿಗೆ ಅರ್ಹರಾದಂತಹ ವ್ಯಕ್ತಿಗಳನ್ನು ಆರಿಸಬಯಸಿದ್ದನು.

ಮಾರ್ಗದಲ್ಲಿ ಹೋರಾಟ ನಡೆಸುವವರೂ ಅದಕ್ಕಾಗಿ ಸಹನೆ ಪಡುವವರೂ ಇದ್ದಾರೆಂದು ಅವನು ಇನ್ನೂ ಕಾಣಲೇ ಇಲ್ಲ.

143. ನೀವಂತು ಮರಣವನ್ನು ಅಪೇಕ್ಷಿಸುತ್ತಿದ್ದೀರಿ. ಆದರೆ, ಅದು ಮರಣವು ಪ್ರತ್ಯಕ್ಷವಾಗಿ ಬಾರದಿದ್ದ ಸಮಯವಾಗಿತ್ತು. ಇದೋ ಈಗ ಅದು ನಿಮ್ಮ ಮುಂದೆ ಬಂದಿತ್ತು ಮತ್ತು ನೀವು ಅದನ್ನು ಕಣ್ಣಾರೆ ಕಂಡುಕೊಂಡಿರಿ.

144. ಮುಹಮ್ಮದ್‌ರು ಓರ್ವ ಸಂದೇಶವಾಹಕರೇ ವಿನಾ ಇನ್ನೇನೂ ಆಗಿರುವುದಿಲ್ಲ. ಅವರಿಗಿಂತ ಮುಂಚೆ ಇತರ ಸಂದೇಶವಾಹಕರೂ ಗತಿಸಿ ಹೋಗಿದ್ದಾರೆ. ಹಾಗಿರುವಾಗ ಅವರು ಮರಣ ಹೊಂದಿದರೆ ಅಥವಾ ವಧಿಸಲ್ಪಟ್ಟರೆ ನೀವು ಮರಳಿ ಹೋಗುವಿರಾ? ನೆನಪಿಡಿರಿ! ಹಿಂದಕ್ಕೆ ಮರಳುವವನು ಅಲ್ಲಾಹನಿಗೇನೂ ನಷ್ಟವುಂಟು ಮಾಡಲಾರ. ಅಲ್ಲಾಹನ ಕೃತಜ್ಞರಾಗಿರುವವರಿಗೆ ಅವನು ಅದರ ಪ್ರತಿಫಲ ನೀಡುವನು.

145. ಯಾವ ಜೀವಿಯೂ ಅಲ್ಲಾಹನ ಅನುಮತಿ ಹೊಂದದೆ ಸಾಯಲಾರದು. ಮರಣದ ಸಮಯವಂತು ಬರೆದಿಡಲ್ಪಟ್ಟಿದೆ. ಐಹಿಕ ಪ್ರತಿಫಲಾಪೇಕ್ಷೆಯಿಂದ ಕೆಲಸ ಮಾಡುವವನಿಗೆ ನಾವು ಇಹದಲ್ಲಿಯೇ ಕೊಡುವೆವು ಮತ್ತು ಪಾರಲೌಕಿಕ ಪ್ರತಿಫಲಾಪೇಕ್ಷೆಯಿಂದ ಕೆಲಸ ಮಾಡುವವನು ಅದನ್ನು ಪರಲೋಕದಲ್ಲಿ ಪಡೆಯುವನು ಮತ್ತು ಕೃತಜ್ಞರಿಗೆ ನಾವು ಅದರ ಪ್ರತಿಫಲವನ್ನು ಖಂಡಿತವಾಗಿಯೂ ದಯಪಾಲಿಸುವೆವು.

146. ಇದಕ್ಕಿಂತ ಮುಂಚೆ ಇಂತಹ ಅನೇಕ ಪ್ರವಾದಿಗಳು ಗತಿಸಿ ಹೋಗಿದ್ದಾರೆ. ಅವರೊಂದಿಗೆ ಸೇರಿ ಅನೇಕ ದೇವಭಕ್ತರು ಯುದ್ಧ ಮಾಡಿದ್ದರು. ಅಲ್ಲಾಹನ ಮಾರ್ಗದಲ್ಲಿ ಅವರ ಮೇಲೆ ಬಿದ್ದ ಕಷ್ಟಗಳಿಂದ ಅವರು ಭಗ್ನ ಹೃದಯಿಗಳಾಗಲಿಲ್ಲ, ಅವರು ದೌರ್ಬಲ್ಯ ತೋರಲಿಲ್ಲ, (ಮಿಥ್ಯದ ಮುಂದೆ) ಶರಣಾಗತ ರಾಗಲಿಲ್ಲ. ಅಲ್ಲಾಹನು ಇಂತಹ ಸಹನಶೀಲರನ್ನೇ ಪ್ರೀತಿಸುತ್ತಾನೆ.

147. ಅವರ ಪ್ರಾರ್ಥನೆ ಇದೇ ಆಗಿದ್ದಿತು, "ಓ ನಮ್ಮ ಪ್ರಭೂ, ನಮ್ಮ ಅಪರಾಧಗಳನ್ನೂ ಲೋಪದೋಷಗಳನ್ನೂ ಕ್ಷಮಿಸು. ನಮ್ಮ ಕೆಲಸ ಕಾರ್ಯಗಳಲ್ಲಿ ಸಂಭವಿಸಿ ಬಿಟ್ಟ ಅತಿಕ್ರಮಗಳನ್ನು ಕ್ಷಮಿಸು. ನಮ್ಮ ಪಾದಗಳನ್ನು ಸ್ಥಿರಗೊಳಿಸು ಮತ್ತು ಸತ್ಯನಿಷೇಧಿಗಳ ಎದುರು ನಮಗೆ ಸಹಾಯ ಮಾಡು."

يَعْلَمُ اللَّهُ الَّذِينَ جَاهَدُوا مِنْكُمْ وَيَعْلَمُ
الصَّادِقِينَ ﴿٤٣﴾

وَلَقَدْ كُنْتُمْ تَمَتُّونَ الْمَوْتَ مِنْ قَبْلِ
أَنْ تُلَاقَوْهُ فَقَدْ سَرَّ آيَاتُوهُ وَأَنْتُمْ
تَنْظُرُونَ ﴿٤٤﴾

وَمَا مُحَمَّدٌ إِلَّا رَسُولٌ قَدْ خَلَتْ مِنْ
قَبْلِهِ الرُّسُلُ أَفَإِنْ مَاتَ أَوْ قُتِلَ
أَنْقَلَبْتُمْ عَلَى أَعْقَابِكُمْ وَمَنْ يَنْقَلِبْ
عَلَى عَقْبَيْهِ فَكُنْ بِضُرِّ اللَّهِ شَيْئًا
وَسَيَجْزِي اللَّهُ الشَّاكِرِينَ ﴿٤٥﴾

وَمَا كَانَ لِنَفْسٍ أَنْ تَمُوتَ إِلَّا بِإِذْنِ اللَّهِ
كُنِبًا مُؤَجَّلًا وَمَنْ يُرِدْ ثَوَابَ الدُّنْيَا نُؤْتِهِ
مِنْهَا وَمَنْ يُرِدْ ثَوَابَ الْآخِرَةِ نُؤْتِهِ
مِنْهَا وَسَيَجْزِي الشَّاكِرِينَ ﴿٤٦﴾

وَكَأَيِّنْ مِنْ شَيْبٍ قُتِلَ مَعَهُ رَرَبِّيُونَ
كَثِيرٌ فَمَا وَهَنُوا لِمَا أَصَابَهُمْ فِي سَبِيلِ
اللَّهِ وَمَا ضَعُفُوا وَمَا اسْتَكَانُوا وَاللَّهُ
يُحِبُّ الصَّادِقِينَ ﴿٤٧﴾

وَمَا كَانَ قَوْلَهُمْ إِلَّا أَنْ قَالُوا رَبَّنَا
اغْفِرْ لَنَا ذُنُوبَنَا وَإِسْرَافَنَا فِي أَمْرِنَا
وَ تَبَتُّ أَعْقَابَنَا وَ انصَرْنَا عَلَى الْكُفْرِينَ ﴿٤٨﴾

148. ಕೊನೆಗೆ ಅಲ್ಲಾಹನು ಅವರಿಗೆ ಐಹಿಕ ಪ್ರತಿಫಲವನ್ನೂ ಕೊಟ್ಟನು ಮತ್ತು ಅದಕ್ಕಿಂತಲೂ ಶ್ರೇಷ್ಠವಾದ ಪಾರಲೌಕಿಕ ಪ್ರತಿಫಲವನ್ನೂ ದಯಪಾಲಿಸಿದನು. ಅಲ್ಲಾಹನಿಗೆ ಇಂತಹ ಸತ್ಕರ್ಮಗಳೇ ಪ್ರಿಯರು.

149. ಓ ಸತ್ಯವಿಶ್ವಾಸಿಗಳೇ, ನೀವು ಸತ್ಯನಿಷೇಧಿಗಳನ್ನು ಅನುಸರಿಸಿದರೆ ಅವರು ನಿಮ್ಮನ್ನು ಪೂರ್ವಸ್ಥಿತಿಗೆ ಮರಳಿಸುವರು. ಆಗ ನೀವು ಹತಾಶರಾಗಿ ಮರಳುವಿರಿ.

150. (ಅವರ ಮಾತುಗಳು ಸರಿಯಲ್ಲ) ಅಲ್ಲಾಹನು ನಿಮ್ಮ ರಕ್ಷಕನೂ ಸಹಾಯಕನೂ ಆಗಿರುತ್ತಾನೆಂಬುದೇ ಪರಮಾರ್ಥವಾಗಿದೆ ಮತ್ತು ಅವನು ಸಹಾಯಕರಲ್ಲಿ ಅತ್ಯುತ್ತಮನು.

151. ನಾವು ಸತ್ಯನಿಷೇಧಿಗಳ ಹೃದಯಗಳಲ್ಲಿ ಶಿಫಾದಲ್ಲೇ ಭೀತಿ ಹುಟ್ಟಿಸಲಿರುವೆವು. ಏಕೆಂದರೆ ತನ್ನ ಭಾಗೀದಾರರೆಂಬ ಬಗ್ಗೆ ಅಲ್ಲಾಹನೇನೂ ಸಾಕ್ಷಾಧಾರ ನೀಡಿರದಂತಹವರನ್ನು ಅವರು ಆತನ ದೇವತ್ವದಲ್ಲಿ ಭಾಗೀದಾರರಾಗಿ ಮಾಡಿದ್ದಾರೆ. ಅವರ ಅಂತಿಮ ನಿವಾಸವು ನರಕಾಗ್ನಿಯಾಗಿದೆ. ಅಕ್ರಮಿಗಳಿಗೆ ಲಭಿಸಲಿರುವ ವಾಸಸ್ಥಾನವು ಅತ್ಯಂತ ನಿಕೃಷ್ಟವಾದುದು.

152. ಅಲ್ಲಾಹನು ನಿಮ್ಮೊಡನೆ ಮಾಡಿದ್ದ (ಬೆಂಬಲ ಮತ್ತು ಸಹಾಯದ) ವಾಗ್ದಾನವನ್ನಂತು ನೆರವೇರಿಸಿದನು. ಆರಂಭದಲ್ಲಿ ಅವನ ಅಪ್ಪಣೆಯಿಂದ ನೀವೇ ಅವರನ್ನು ವಧಿಸುತ್ತಿದ್ದಿರಿ. ಆದರೆ, ನೀವು ದೌರ್ಬಲ್ಯ ತೋರಿದಾಗ ಮತ್ತು ನಿಮ್ಮ ಕಾರ್ಯದಲ್ಲಿ ಪರಸ್ಪರ ಮತಭೇದ ತಾಳಿದಾಗ ಮತ್ತು ನೀವು ಮೋಹಿತರಾಗಿದ್ದ ಆ ವಸ್ತುವನ್ನು (ಅರ್ಥಾತ್ ಸಮರಾಜೀತ ಸೊತ್ತನ್ನು) ಅಲ್ಲಾಹನು ನಿಮಗೆ ಹರಾತ್ತನೆ ತೋರಿಸಿದಾಗ ನೀವು ನಿಮ್ಮ ನಾಯಕನ ಅಪ್ಪಣೆಯನ್ನು ಉಲ್ಲಂಘಿಸಿ ನಡೆದುಬಿಟ್ಟಿರಿ. - ಏಕೆಂದರೆ ನಿಮ್ಮಲ್ಲಿ ಕೆಲವರು ಇಹಲೋಕಾಕಾಂಕ್ಷಿಗಳಿದ್ದರು ಮತ್ತು ಕೆಲವರು ಪರಲೋಕಾಕಾಂಕ್ಷಿಯನ್ನಿರಿಸಿಕೊಂಡಿದ್ದರು. ಆಗ ಅಲ್ಲಾಹನು ಪರೀಕ್ಷಾರ್ಥವಾಗಿ ಸತ್ಯನಿಷೇಧಿಗಳೆದುರು ನಿಮ್ಮನ್ನು ಹಿಮ್ಮೆಟ್ಟಿಸಿ ಬಿಟ್ಟನು. ಆದರೂ ನಿಜವಾಗಿ ಅಲ್ಲಾಹನು ನಿಮ್ಮನ್ನು ಕ್ಷಮಿಸಿದನು. ಏಕೆಂದರೆ ಅಲ್ಲಾಹನು ಸತ್ಯವಿಶ್ವಾಸಿಗಳ ಮೇಲೆ ಬಹಳ ಕೃಪಾಕಟಾಕ್ಷವನ್ನಿರಿಸುವವನಾಗಿರುತ್ತಾನೆ.

فَاتَاهُمُ اللَّهُ تَوَابَ اللَّهِ يُحِبُّ الْمُحْسِنِينَ ﴿٤٨﴾

يَا أَيُّهَا الَّذِينَ آمَنُوا إِن تَطِيعُوا الَّذِينَ كَفَرُوا يُرِيدُوا كُفْرًا بِكُمْ وَعَلَىٰ أَعْقَابِكُمْ فَانقَلِبُوا خَاسِرِينَ ﴿٤٩﴾

بَلِ اللَّهُ مَوْلَاكُمْ ۖ وَهُوَ خَيْرُ الْمَوْلِيَيْنِ ﴿٥٠﴾

سَنَلْقَىٰ فِي قُلُوبِ الَّذِينَ كَفَرُوا الرُّعْبَ بِمَا أَشْرَكُوا بِاللَّهِ مَا لَمْ يُنَزَّلْ بِهِ سُلْطَانٌ وَمَا لَهُمُ النَّاسُ وَبَشَٰئِ مَلَأَ الظَّالِمِينَ ﴿٥١﴾

وَلَقَدْ صَدَقَكُمُ اللَّهُ وَعْدًا إِذْ تَحْسَبُوهُمْ بِأَذْيَابِهِ حَتَّىٰ إِذَا فَتِنْتُمْ ۖ وَتَنَازَعْتُمْ فِي الرِّمْرِ وَعَصَيْتُمْ مِمَّن بَعْدَ مَا أَرْسَلَكُمْ مَا تُجِبُونَ مِمَّن لَّمْ يَرِيدُوا الدِّينَ وَمِنْكُمْ مَنْ يُرِيدُ الْآخِرَةَ ثُمَّ صَرَفَكُمْ عَنْهُمْ لِيَبْتَلِيَكُمْ ۚ وَلَقَدْ عَفَاكُمْ وَاللَّهُ ذُو فَضْلٍ عَلَى الْمُؤْمِنِينَ ﴿٥٢﴾

153. ಸ್ಮರಿಸಿರಿ- ನೀವು ಓಟಕಿತ್ತಿದ್ದಿರಿ. ನಿಮಗೆ ಯಾರ ಕಡೆಗೂ ತಿರುಗಿ ನೋಡುವ ಬೋಧವಿರಲಿಲ್ಲ ಮತ್ತು ಸಂದೇಶವಾಹಕರು ನಿಮ್ಮ ಹಿಂಭಾಗದಿಂದ ನಿಮ್ಮನ್ನು ಕೂಗಿ ಕರೆಯುತ್ತಿದ್ದರು.³¹ ಮುಂದೆ ನೀವೇನಾದರೂ ಕಳೆದುಕೊಂಡಾಗ ಅಥವಾ ನಿಮ್ಮ ಮೇಲೇನಾದರೂ ವಿಪತ್ತು ಎರಗಿದಾಗ ನೀವು ವ್ಯಸನಪಡಬಾರದೆಂಬ ಪಾಠ ಕಲಿಸಲಿಕ್ಕಾಗಿ ಅಲ್ಲಾಹನು ನಿಮ್ಮ ಈ ವರ್ತನೆಯ ಪ್ರತಿಫಲ ರೂಪದಲ್ಲಿ ಆಗ ನಿಮಗೆ ದುಃಖದ ಮೇಲೆ ದುಃಖ ಕೊಟ್ಟನು. ಅಲ್ಲಾಹನು ನಿಮ್ಮ ಎಲ್ಲ ಕರ್ಮಗಳನ್ನೂ ಅರಿತಿರುವವನಾಗಿದ್ದಾನೆ.

إِذْ تَصْعَدُونَ وَلَا تَلُون عَلَىٰ أَحَدٍ وَالرَّسُولُ
يَدْعُوكُمْ فِي أَخْرَابِكُمْ فَأَتَابَكُمْ عَمَّا بَعَثَ
لَكُمْ لَّا تَحْزَنُوا عَلَىٰ مَا فَاتَكُمْ وَلَا تَأْصَابُكُمْ
وَاللَّهُ خَبِيرٌ بِمَا تَعْمَلُونَ ﴿٥٣﴾

154. ಈ ದುಃಖದ ಬಳಿಕ ಅಲ್ಲಾಹನು ನಿಮ್ಮಲ್ಲಿ ಕೆಲವರಿಗೆ ಅದೆಂತಹ ಮನಶ್ಯಾಂತಿ ನೀಡಿದನೆಂದರೆ ಅವರು ತೂಕಡಿಸತೊಡಗಿದರು.³² ಆದರೆ ತಮ್ಮ ಸ್ವಾರ್ಥಕ್ಕೇ ಆದ್ಯತೆ ಕೊಟ್ಟಿದ್ದ ಇನ್ನೊಂದು ಪಂಗಡವು ಅಲ್ಲಾಹನ ಬಗ್ಗೆ ಸತ್ಯಕ್ಕೆ ವಿರುದ್ಧವಾದ ತರತರದ ಅಜ್ಞಾನಜನ್ಯ ಸಂದೇಹಗಳನ್ನು ಮಾಡತೊಡಗಿತು. ಈ ಕಾರ್ಯ ವೆಸಗುವುದರಲ್ಲಿ ನಮ್ಮ ಪಾಲೇನಾದರೂ ಇದೆಯೇ? ಎಂದು ಈಗ ಅವರು ಕೇಳುತ್ತಾರೆ. ಅವರೊಡನೆ, "(ಯಾರದೂ ಯಾವ ಪಾಲೂ ಇಲ್ಲ) ಈ ಕಾರ್ಯ ಸಂಪೂರ್ಣವಾಗಿ ಅಲ್ಲಾಹನ ಅಧೀನವಿದೆ" ಎಂದು ಹೇಳಿರಿ. ವಾಸ್ತವದಲ್ಲಿ ಇವರು ತಮ್ಮ ಮನಸ್ಸಿನೊಳಗೆ ಬಚ್ಚಿಟ್ಟ ವಿಷಯಗಳನ್ನು ನಿಮ್ಮ ಮುಂದೆ ಪ್ರಕಟಿಸುವುದಿಲ್ಲ. "(ನಾಯಕತ್ವದ) ಅಧಿಕಾರಗಳಲ್ಲಿ ನಮ್ಮ ಪಾಲೂ ಇರುತ್ತಿದ್ದರೆ ಇಲ್ಲಿ ನಾವು ಕೊಲ್ಲಲ್ಪಡುತ್ತಿರಲಿಲ್ಲ" ಎಂಬುದೇ ಇವರ ನಿಜವಾದ ಮನದಿಂಗಿತವಾಗಿದೆ. ಅವರೊಡನೆ ಹೇಳಿಬಿಡಿರಿ - "ನೀವು ನಿಮ್ಮ ಮನೆಗಳೊಳಗೆ ಇರುತ್ತಿದ್ದರೂ ಯಾರ ಮರಣ ಲಿಖಿತವಾಗಿತ್ತೋ ಅವರು ಸ್ವತಃ ತಮ್ಮ ವಧಾಸ್ಥಾನಗಳ ಕಡೆಗೆ ಹೊರಟು ಬರುತ್ತಿದ್ದರು. ಇದೀಗ ಸಂಭವಿಸಿದ

ثُمَّ أَنْزَلَ عَلَيْكُم مِّن بَعْدِ الْغَمِّ أَمَنَةً
نُّعَاسًا يَغْشَىٰ طَآئِفَةً مِّنكُمْ وَطَآئِفَةٌ قَدْ
أَهَمَّتْهُمْ أَنفُسُهُمْ يَظُنُّونَ بِاللَّهِ غَيْرِ
الْحَقِّ ظَنَّ الْجَاهِلِيَّةِ يَفْعَلُونَ هَلْ لَّنَا
مِنَ الْأَمْرِ مِن شَيْءٍ قُلْ إِنَّ الْأَمْرَ كُلَّهُ
لِلَّهِ يُحْفَظُونَ فِي أَنفُسِهِمْ مَا لَا يُبْدُونَ
لَكَ يَفْعَلُونَ لَوْ كَانَ لَنَا مِنَ الْأَمْرِ شَيْءٌ
مَا قَاتَلْنَا هَهُنَا قُلْ لَوْ كُنْتُمْ فِي بُيُوتِكُمْ
لَبَرَزَ الَّذِينَ كُتِبَ عَلَيْهِمُ الْقَتْلُ إِلَى
مَضَاجِعِهِمْ وَلِيَبْتَلِيَ اللَّهُ مَا فِي صُدُورِكُمْ
وَلِيُبَيِّنَ مَا فِي قُلُوبِكُمْ وَاللَّهُ عَلِيمٌ
بِدَاتِ الصُّدُورِ ﴿٥٤﴾

31. ಉಹುದ್ ಯುದ್ಧದ ಸಂದರ್ಭದಲ್ಲಿ ಮುಸ್ಲಿಮರ ಮೇಲೆ ಏಕಾಏಕಿಯಾಗಿ ಎರಡೂ ಕಡೆಯಿಂದ ಆಕ್ರಮಣ ನಡೆದಾಗ ಅವರು ಛಿನ್ನಛಿನ್ನರಾದರು. ಆಗ ಕೆಲವರು ಮದೀನಾದ ಕಡೆಗೆ ಓಡಿದರು. ಕೆಲವರು ಉಹುದ್ ಪರ್ವತದ ಮೇಲೇರಿದರು. ಆದರೆ ಪ್ರವಾದಿವರ್ಯರು(ಸ) ತಾವಿದ್ದಲ್ಲಿಂದ ಒಂದಂಗುಲವೂ ಕದಲಲಿಲ್ಲ. ನಾಲ್ಕೂ ಕಡೆಯಿಂದ ಶತ್ರುಗಳು ಆವರಿಸಿದ್ದರು. ಹತ್ತು-ಹನ್ನೆರಡು ಮಂದಿಯು ಬೆರಳೆಣಿಕೆಯ ಗುಂಪು ಮಾತ್ರ ಹತ್ತಿರವಿದ್ದರೂ ಪ್ರವಾದಿವರ್ಯರು(ಸ) ಆ ಸೂಕ್ಷ್ಮ ಘಟ್ಟದಲ್ಲೂ ಬೆಟ್ಟದಂತೆ ಸ್ಥಿರವಾಗಿ ನಿಂತು ಓಡುವವರನ್ನು ಕೂಗಿ ಕರೆಯುತ್ತಿದ್ದರು. 'ಇಲಯ್ಯ ಇಬಾದಲ್ಲಾಹ್, ಇಲಯ್ಯ ಇಬಾದಲ್ಲಾಹ್' ಅರ್ಥಾತ್ 'ಅಲ್ಲಾಹನ ದಾಸರೇ ನನ್ನಡೆಗೆ ಬನ್ನಿ, ಅಲ್ಲಾಹನ ದಾಸರೇ ನನ್ನಡೆಗೆ ಬನ್ನಿ' ಎನ್ನುತ್ತಿದ್ದರು.

32. ಇದೊಂದು ವಿಚಿತ್ರ ಅನುಭವವಾಗಿತ್ತು. ಆಗ ಇಸ್ಲಾಮಿ ಸೇನೆಯಲ್ಲಿದ್ದ ಕೆಲವರಿಗೆ ಈ ಅನುಭವವಾಗಿತ್ತು. ಯುದ್ಧದಲ್ಲಿ ಪಾಲ್ಗೊಂಡಿದ್ದ ಹ. ಅಬೂತಲ್ಹರ ಪ್ರಕಾರ ನಮ್ಮ ಮೇಲೆ ಆಗ ಎಷ್ಟು ಮಂಪರು ಕವಿತ್ತೆಂದರೆ ಖಡ್ಗಗಳು ಕೈಯಿಂದ ಕೆಳಗೆ ಜಾರುತ್ತಿದ್ದುವು.

ಘಟನೆಯು ನಿಮ್ಮ ಹೃದಯದೊಳಗೆ ಅಡಗಿದ್ದುದನ್ನು ಅಲ್ಲಾಹನು ಪರೀಕ್ಷಿಸಿಕೊಳ್ಳಲಿಕ್ಕಾಗಿ ಮತ್ತು ನಿಮ್ಮ ಮನಸ್ಸಿನಲ್ಲಿರುವ ಕೇಡನ್ನು ತೊಡೆದು ಹಾಕಲಿಕ್ಕಾಗಿ ಸಂಭವಿಸಿದೆ. ಅಲ್ಲಾಹನು ಹೃದಯಗಳೊಳಗಿರುವುದನ್ನು ಚೆನ್ನಾಗಿ ಅರಿತಿರುತ್ತಾನೆ.

155. ಹೋರಾಟದ ದಿನ ನಿಮ್ಮಲ್ಲಿ ಬೆನ್ನು ತೋರಿಸಿದವರ ಈ ದೋಷಕ್ಕೆ ಕಾರಣವೇನೆಂದರೆ,- ಅವರ ಕೆಲವು ದೌರ್ಬಲ್ಯಗಳ ನಿಮಿತ್ತ ಶೈತಾನನು ಅವರ ಪಾದಗಳನ್ನು ಅಸ್ಥಿರ ಗೊಳಿಸಿಬಿಟ್ಟಿದ್ದನು. ಅಲ್ಲಾಹನು ಅವರನ್ನು ಕ್ಷಮಿಸಿದನು. ಅಲ್ಲಾಹ್ ಮಹಾ ಕ್ಷಮಾಶೀಲನೂ ಸಹನಶೀಲನೂ ಆಗಿರುತ್ತಾನೆ.

156. ಓ ಸತ್ಯವಿಶ್ವಾಸಿಗಳೇ, ಸತ್ಯನಿಷೇಧಿಗಳಂತೆ ಮಾತಾಡಬೇಡಿರಿ.- ಅವರ ಬಂಧು ಬಳಗದವರು ಪ್ರಯಾಣ ಹೋದಾಗ ಅಥವಾ ಯುದ್ಧದಲ್ಲಿ ಪಾಲ್ಗೊಂಡಿದ್ದಾಗ (ಅಲ್ಲೇನಾದರೂ ಅಪಘಾತಕ್ಕೀಡಾದರೆ) ಅವರು ನಮ್ಮ ಬಳಿಯಲ್ಲಿರುತ್ತಿದ್ದರೆ ಸಾಯುತ್ತಿರಲೂ ಇಲ್ಲ ವಧಿಸಲ್ಪಡುತ್ತಿರಲೂ ಇಲ್ಲವೆನ್ನುತ್ತಾರೆ. ಅಲ್ಲಾಹನು ಇಂತಹ ಮಾತುಗಳನ್ನು ಅವರ ಮನಸ್ಸಿನಲ್ಲಿ ಶೋಕತಪ್ಪತೆಗೆ ಕಾರಣವನ್ನಾಗಿ ಮಾಡಿಬಿಡುತ್ತಾನೆ. ವಾಸ್ತವದಲ್ಲಿ ಜೀವದಾನ ಮಾಡುವವನೂ ಮರಣ ಕೊಡುವವನೂ ಅಲ್ಲಾಹನೇ ಮತ್ತು ನಿಮ್ಮ ಎಲ್ಲ ಚಲನವಲನಗಳ ಮೇಲ್ವಿಚಾರಕನೂ ಅವನೇ.

157. ನೀವು ಅಲ್ಲಾಹನ ಮಾರ್ಗದಲ್ಲಿ ವಧಿಸಲ್ಪಟ್ಟರೆ ಅಥವಾ ಮರಣ ಹೊಂದಿದರೆ ಆಗ ನಿಮ್ಮ ಪಾಲಿಗೆ ಬರುವ ಅಲ್ಲಾಹನ ಕ್ಷಮೆ ಮತ್ತು ಕೃಪೆಯು ಇವರು ಸಂಗ್ರಹಿಸುವ ಸಕಲ ವಸ್ತುಗಳಿಗಿಂತಲೂ ಶ್ರೇಷ್ಠವಾಗಿರುತ್ತದೆ.

158. ನೀವು ಮರಣ ಹೊಂದಿದರೂ ವಧಿಸಲ್ಪಟ್ಟರೂ ನಿಮಗೆಲ್ಲರಿಗೂ ಒಟ್ಟಾಗಿ ಅಲ್ಲಾಹನಡೆಗೇ ಹೋಗಿ ಸೇರಬೇಕಾಗಿದೆ.

159. (ಓ ಪೈಗಂಬರರೇ,) ನೀವು ಇವರ ಪಾಲಿಗೆ ಅತ್ಯಂತ ಸೌಮ್ಯ ಸ್ವಭಾವಿಯಾಗಿರುವುದು ಅಲ್ಲಾಹನ ಮಹಾ ಕೃಪೆಯಾಗಿದೆ. ನೀವು ಕಠಿಣ ಸ್ವಭಾವಿ ಮತ್ತು ಕಲ್ಲೆದೆಯವರಾಗಿರುತ್ತಿದ್ದರೆ ಇವರಲ್ಲರೂ ನಿಮ್ಮ ಸುತ್ತಮುತ್ತಲಿನಿಂದ ಚದರಿ ಹೋಗುತ್ತಿದ್ದರು. ಇವರ ಪ್ರಮಾದಗಳನ್ನು ಕ್ಷಮಿಸಿರಿ, ಇವರ ಪಾಪ ವಿಮೋಚನೆಗಾಗಿ ಪ್ರಾರ್ಥಿಸಿರಿ ಮತ್ತು ಧರ್ಮದ ಕೆಲಸಗಳಲ್ಲಿ ಇವರೊಡನೆ

إِنَّ الَّذِينَ تَوَلَّوْا مِنْكُمْ يَوْمَ الْتَفَى الْجَمْعِ
إِنَّمَا اسْتَزَلَّهُمُ الشَّيْطَانُ بِبَعْضِ مَا كَسَبُوا
وَلَقَدْ عَفَا اللَّهُ عَنْهُمْ إِنَّ اللَّهَ غَفُورٌ حَلِيمٌ ﴿١٥٥﴾

يَا أَيُّهَا الَّذِينَ آمَنُوا لَا تَكُونُوا كَالَّذِينَ
كَفَرُوا وَقَالُوا لِإِخْوَانِهِمْ إِذَا ضَرَبُوا فِي
الْأَرْضِ أَوْ كَانُوا غُرَىٰ لَوْ كَانُوا عِنْدَنَا
مَا مَاتُوا وَمَا قُتِلُوا لِيَجْعَلَ اللَّهُ ذَٰلِكَ
حَسْرَةً فِي قُلُوبِهِمْ وَاللَّهُ يُحْيِي وَيُمِيتُ
وَاللَّهُ بِمَا تَعْمَلُونَ بَصِيرٌ ﴿١٥٦﴾

وَلَكِنَّ قُتِلْتُمْ فِي سَبِيلِ اللَّهِ أَوْ مِتُّمْ
لَعَنَافَةٌ مِّنَ اللَّهِ وَرَحْمَةٌ خَيْرٌ مِّمَّا
يَجْعَلُونَ ﴿١٥٧﴾

وَلَكِنَّ مِثْمًا أَوْ قُتِلْتُمْ لَأَرْبَابِ اللَّهِ تُحْسِرُونَ ﴿١٥٨﴾

فِيمَا رَحِمْتُم مِّنَ اللَّهِ لَئِن لَّمْ يَكُنْ
فَكَّا عَلِيًّا الْقَلْبَ لَا نَفْصًا مِنْ حَوْلِكَ
فَاعْفُ عَنْهُمْ وَاسْتَغْفِرْ لَهُمْ وَشَاوِرْهُمْ
فِي الْأَمْرِ فَإِذَا عَزَمْتَ فَتَوَكَّلْ عَلَى اللَّهِ

ಸಮಾಲೋಚಿಸಿರಿ. ಆ ಬಳಿಕ, ಯಾವುದಾದರೊಂದು ಅಭಿಪ್ರಾಯದಲ್ಲಿ ನೀವು ದೃಢ ನಿರ್ಧಾರ ತಾಳಿದರೆ ಅಲ್ಲಾಹನ ಮೇಲೆ ಭರವಸೆಯಿಡಿರಿ. ಅಲ್ಲಾಹನ ಮೇಲೆಯೇ ಭರವಸೆಯಿಟ್ಟು ಕಾರ್ಯವೆಸಗುವವರನ್ನು ಅವನು ಪ್ರೀತಿಸುತ್ತಾನೆ.

160. ಅಲ್ಲಾಹನು ನಿಮ್ಮ ಸಹಾಯಕ್ಕಿದ್ದರೆ ಯಾವ ಶಕ್ತಿಯಿಂದಲೂ ನಿಮ್ಮನ್ನು ಜಯಿಸಲು ಸಾಧ್ಯವಾಗದು ಮತ್ತು ಅವನು ನಿಮ್ಮನ್ನು ಕೈಬಿಟ್ಟರೆ, ಆಮೇಲೆ ನಿಮಗೆ ಸಹಾಯ ಮಾಡುವವರು ಯಾರಿದ್ದಾರೆ? ಆದುದರಿಂದ ಅಪ್ಪಟ ಸತ್ಯವಿಶ್ವಾಸಿಗಳು ಅಲ್ಲಾಹನ ಮೇಲೆಯೇ ಭರವಸೆಯನ್ನಿರಿಸಬೇಕು.

161. ವಂಚನೆಯು ಒಬ್ಬ ಪ್ರವಾದಿಗೆ ಶೋಭಿಸುವಂತಹದಲ್ಲ ಮತ್ತು ವಂಚಕನು ತನ್ನ ವಂಚನೆಯೊಂದಿಗೆ ಪುನರುತ್ಥಾನ ದಿನದಂದು ಹಾಜರಾಗುವನು. ಆ ಬಳಿಕ ಪ್ರತಿಯೊಂದು ಜೀವಿಗೂ ಅದರ ಗಳಿಕೆಯ ಸಂಪೂರ್ಣ ಪ್ರತಿಫಲ ಸಿಗುವುದು ಮತ್ತು ಯಾರ ಮೇಲೂ ಅನ್ಯಾಯವಾಗದು.

162. ಸದಾಕಾಲವೂ ಅಲ್ಲಾಹನ ಸಂಪ್ರೀತಿಯಂತೆ ನಡೆಯುವ ವ್ಯಕ್ತಿಯು, ಅಲ್ಲಾಹನ ಕ್ರೋಧಕ್ಕೆ ಪಾತ್ರನಾದ ಹಾಗೂ ಅತಿ ನಿಕ್ಕಷ್ಟ ಸ್ಥಾನವಾದ ನರಕವೇ ಅಂತಿಮ ನೆಲೆಯಾಗಿರುವ ವ್ಯಕ್ತಿಯು ಮಾಡುವಂತಹ ಕಾರ್ಯಗಳನ್ನು ಮಾಡಲು ಹೇಗೆ ಸಾಧ್ಯ?

163. ಅಲ್ಲಾಹನ ಬಳಿ ಈ ಎರಡೂ ವಿಧದ ಜನರೊಳಗೆ ಅತ್ಯಧಿಕ ಅಂತರವಿದೆ. ಅಲ್ಲಾಹನು ಎಲ್ಲರ ಕರ್ಮಗಳನ್ನು ವೀಕ್ಷಿಸುವವನಾಗಿರುತ್ತಾನೆ.

164. ವಾಸ್ತವದಲ್ಲಿ ಅಲ್ಲಾಹನು ಸತ್ಯವಿಶ್ವಾಸಿಗಳ ನಡುವೆ ಅವರೊಳಗಿಂದಲೇ - ಅವರಿಗೆ ಅವನ (ಅಲ್ಲಾಹನ) ಸೂಕ್ತಗಳನ್ನು ಓದಿ ಹೇಳುವ, ಅವರ ಜೀವನವನ್ನು ಸಂಸ್ಕರಿಸುವ ಮತ್ತು ಅವರಿಗೆ ಗ್ರಂಥ ಮತ್ತು ವಿವೇಕದ ಶಿಕ್ಷಣ ನೀಡುವ ಓರ್ವ ಸಂದೇಶ ವಾಹಕನನ್ನು ನಿಯೋಜಿಸಿ, ಅವರ ಮೇಲೆ ಬಹುದೊಡ್ಡ ಉಪಕಾರ ಮಾಡಿದ್ದಾನೆ. ವಸ್ತುತಃ ಅವರು ಈ ಮುಂಚೆ ವ್ಯಕ್ತವಾದ ಮಾರ್ಗಭ್ರಷ್ಟತೆಯಲ್ಲಿ ಬಿದ್ದಿದ್ದರು.

165. ನಿಮಗೆ ವಿಪತ್ತು ಬಂದೆರಗಿದಾಗ ನೀವು, "ಇದೆಲ್ಲದ ಬಂತು?"

إِنَّ اللَّهَ يُحِبُّ الْمُتَوَكِّلِينَ ﴿٥٩﴾

إِنْ يَنْصُرْكُمُ اللَّهُ فَلَا غَالِبَ لَكُمْ وَإِنْ يَخْذُ لَكُمْ فَسِنَّ ذَٰلِ الَّذِي يَنْصُرْكُمْ مِنْ بَعْدِهِ وَعَلَى اللَّهِ فَلْيَتَوَكَّلِ الْمُؤْمِنُونَ ﴿٦٠﴾

وَمَا كَانَ لِنَبِيٍّ أَنْ يَكْلِمَ وَمَنْ يَكْلَمْ يَأْتِ بِمَا عَلَّ يَوْمَ الْقِيَامَةِ ثُمَّ تُوَفَّى كُلُّ نَفْسٍ مَّا كَسَبَتْ وَهُمْ لَا يُظْلَمُونَ ﴿٦١﴾

أَفَمَنْ اتَّبَعَ رِضْوَانَنَا اللَّهُ كَمَنْ بَاءَ بِسَخَطِ مِنَ اللَّهِ وَمَا لَهُ جَهَنَّمَ وَبِئْسَ الْمَصِيرُ ﴿٦٢﴾

هُم دَرَجَاتٌ عِنْدَ اللَّهِ وَاللَّهُ بِصِيرٍ بِمَا يَعْمَلُونَ ﴿٦٣﴾

لَقَدْ مَنَّ اللَّهُ عَلَى الْمُؤْمِنِينَ إِذْ بَعَثَ فِيهِمْ رَسُولًا مِنْ أَنْفُسِهِمْ يَتْلُوا عَلَيْهِمْ آيَاتِهِ وَيُزَكِّيهِمْ وَيُعَلِّمُهُمُ الْكِتَابَ وَالْحِكْمَةَ وَإِنْ كَانُوا مِنْ قَبْلُ لَفِي ضَلَالٍ مُبِينٍ ﴿٦٤﴾

أَوْلَاكُمْ أَصَابَكُمْ مُصِيبَةٌ قَدْ أَصَبْتُمْ

ಎನ್ನತೊಡಗಿದಿರಾ? ವಸ್ತುತಃ (ಬದ್ರ್ ಯುದ್ಧದಲ್ಲಿ) ನಿಮ್ಮ ಕೈಗಳಿಂದ (ವಿರೋಧಿಗಳ ಮೇಲೆ) ಇಮ್ಮಡಿ ವಿಪತ್ತು ಉಂಟಾಗಿತ್ತು. ಪ್ರವಾದಿಯವರೇ ಅವರೊಡನೆ ಹೇಳಿರಿ, ಇದು ನೀವು ಸ್ವತಃ ತಂದುಕೊಂಡ ವಿಪತ್ತು. ಅಲ್ಲಾಹನು ಸಕಲ ಕಾರ್ಯಗಳ ಸಾಮರ್ಥ್ಯವುಳ್ಳವನು.

مِثْلَيْهَا قُلْتُمْ أَنِّي هَذَا قُلْ هُوَ مِنْ
عِنْدِ أَنْفُسِكُمْ إِنَّ اللَّهَ عَلَى كُلِّ
شَيْءٍ قَدِيرٌ ﴿١٧٥﴾

166. ಯುದ್ಧದ ದಿವಸ ನಿಮಗೊದಗಿದ ನಷ್ಟ, ಅಲ್ಲಾಹನ ಅಪ್ಪಣೆಯಿಂದಾಗಿತ್ತು. ಅದು ನಿಮ್ಮಲ್ಲಿ ಯಾರು ಸತ್ಯವಿಶ್ವಾಸಿ ಮತ್ತು ಯಾರು ಕಪಟವಿಶ್ವಾಸಿಯೆಂದು ಅಲ್ಲಾಹನು ನೋಡಿಕೊಳ್ಳಲಿಕ್ಕಾಗಿತ್ತು.

وَمَا أَصَابَكُمْ يَوْمَ الْتَقَى الْجَمْعَيْنِ
فِي يَوْمِئِذٍ اللَّهُ وَلِيَعْلَمَ الْمُؤْمِنِينَ ﴿١٧٦﴾

167. "ಬನ್ನಿರಿ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ, ಇಲ್ಲವೆ ಕನಿಷ್ಠಪಕ್ಷ (ನಿಮ್ಮ ಪಟ್ಟಣದ) ರಕ್ಷಣೆ ಮಾಡಿರಿ" ಎಂದು ಕಪಟವಿಶ್ವಾಸಿಗಳೊಡನೆ ಹೇಳಿದಾಗ ಅವರು, "ಇಂದು ಯುದ್ಧ ನಡೆಯಲಿರುವುದೆಂದು ನಮಗೆ ತಿಳಿದಿರುತ್ತಿದ್ದರೆ ನಾವು ಖಂಡಿತ ವಾಗಿಯೂ ನಿಮ್ಮ ಸಂಗಡ ಬರುತ್ತಿದ್ದೆವು" ಎನ್ನತೊಡಗಿದರು. ಹೀಗೆ ಹೇಳುತ್ತಿರುವಾಗ ಅವರು ವಿಶ್ವಾಸಕ್ಕಿಂತ ಅವಿಶ್ವಾಸಕ್ಕೆ ಹೆಚ್ಚು ಸಮೀಪವಾಗಿದ್ದರು. ಅವರು ತಮ್ಮ ಹೃದಯಗಳಲ್ಲಿ ಇಲ್ಲದ ಮಾತನ್ನು ತಮ್ಮ ಬಾಯಿಗಳಿಂದ ಹೇಳುತ್ತಾರೆ. ಅವರು ಹೃದಯಗಳಲ್ಲಿ ಬಚ್ಚಿಡುವುದೆಲ್ಲವನ್ನೂ ಅಲ್ಲಾಹನು ಚೆನ್ನಾಗಿ ಬಲ್ಲವನಾಗಿರುತ್ತಾನೆ.

وَلِيَعْلَمَ الَّذِينَ تَافَتُوا ۖ وَقِيلَ لَهُمْ
تَعَالَوْا قَاتِلُوا فِي سَبِيلِ اللَّهِ أَوْ ادْعُوا
قَالُوا لَوْ تَعْلَمُونَ قَتَالًا لَآتَيْنَاكُمْ
لَكِنِّي يَوْمَئِذٍ قَرِبٌ مِنْهُمْ لِلْإِيمَانِ
يَقُولُونَ بِأَفْوَاهِهِمْ مَا لَيْسَ فِي قُلُوبِهِمْ
وَاللَّهُ أَعْلَمُ بِمَا يَكْتُمُونَ ﴿١٧٧﴾

168. ಇವರು ಸ್ವತಃ ಕುಳಿತುಕೊಂಡಿದ್ದು, ಯುದ್ಧಕ್ಕೆ ಹೋಗಿ ವಧಿಸಲ್ಪಟ್ಟ ಇವರ ಸಹೋದರರ ಬಗ್ಗೆ, "ಅವರು ನಮ್ಮ ಮಾತು ಕೇಳುತ್ತಿದ್ದರೆ ಕೊಲ್ಲಲ್ಪಡುತ್ತಿರಲಿಲ್ಲ" ಎಂದು ಬಿಟ್ಟರು. ಅವರೊಡನೆ, "ನೀವು ನಿಮ್ಮ ಮಾತಿನಲ್ಲಿ ಸತ್ಯವಂತರಾಗಿದ್ದರೆ ಸ್ವತಃ ನಿಮಗೆ ಮರಣ ಬಂದಾಗ ಅದನ್ನು ಮುಂದೂಡಿ ತೋರಿಸಬೇಕು" ಎಂದು ಹೇಳಿರಿ.

الَّذِينَ قَالُوا الْإِحْوَانِهِمْ وَقَعَدُوا
وَأَعْوَانًا مَا قَاتِلُوا قُلْ قَادِرُونَ عَلَى
أَنْفُسِكُمْ أَلَمْ تَكُنْتُمْ صَادِقِينَ ﴿١٧٨﴾

169. ಅಲ್ಲಾಹನ ಮಾರ್ಗದಲ್ಲಿ ವಧಿಸಲ್ಪಟ್ಟವರನ್ನು ಮೃತರನ್ನೆಬೇಡಿರಿ. ಅವರು ಯಥಾರ್ಥವಾಗಿ ಜೀವಂತವಿದ್ದಾರೆ. ತಮ್ಮ ಪ್ರಭುವಿನ ಬಳಿ ಅನ್ನಾಹಾರ ಪಡೆಯುತ್ತಿದ್ದಾರೆ.

وَلَا تَحْسَبَنَّ الَّذِينَ قُتِلُوا فِي سَبِيلِ اللَّهِ
أَمْوَاتًا بَلْ أَحْيَاءٌ عِنْدَ رَبِّهِمْ يُرْزَقُونَ ﴿١٧٩﴾

170. ಅಲ್ಲಾಹನು ತನ್ನ ಅನುಗ್ರಹದಿಂದ ಅವರಿಗೆ ನೀಡಿದುದರಲ್ಲಿ ಆನಂದ ತುಂದಿಲರಾಗಿದ್ದಾರೆ. ತಮ್ಮ ಹಿಂದೆ ಭೂಲೋಕದಲ್ಲಿ

فَرِحِينَ بِمَا آتَاهُمُ اللَّهُ مِنْ فَضْلِهِ
وَيَسْتَبْشِرُونَ بِالَّذِينَ لَمْ يَلْحَقُوا

ಉಳಿದಿರುವ ಮತ್ತು ಇನ್ನೂ ಅಲ್ಲಿಗೆ ತಲಪಿರದ ಸತ್ಯವಿಶ್ವಾಸಿಗಳಿಗೂ ಯಾವುದೇ ಭಯ ಮತ್ತು ವ್ಯಥೆಗಳ ಸಂಭವವಿಲ್ಲವೆಂದು ನಿಶ್ಚಿಂತರಾಗಿದ್ದಾರೆ.

بِهِمْ مِّنْ خَلْفِهِمْ ۖ لَا يَخَافُ عَلَيْهِمْ
وَلَا هُمْ يَحْزَنُونَ ﴿٣٣﴾

171. ಅವರು ಅಲ್ಲಾಹನ ಬಹುಮಾನ ಮತ್ತು ಅವನ ಅನುಗ್ರಹದಿಂದಾಗಿ ಹರ್ಷಾನಂದಭರಿತರಾಗಿದ್ದಾರೆ. ಅಲ್ಲಾಹನು ಸತ್ಯವಿಶ್ವಾಸಿಗಳ ಪ್ರತಿಫಲವನ್ನು ವ್ಯರ್ಥ ಮಾಡುವುದಿಲ್ಲವೆಂದು ಅವರಿಗೆ ತಿಳಿದಿದೆ.

يَسْتَبْشِرُونَ بِنِعْمَةِ اللَّهِ وَفَضْلِهِ
وَ أَنَّ اللَّهَ لَا يُضَيِّعُ أَجْرَ الْمُؤْمِنِينَ ﴿٣٤﴾

172. ಗಾಯಗೊಂಡ ಬಳಿಕವೂ ಅಲ್ಲಾಹ್ ಮತ್ತು ಸಂದೇಶವಾಹಕರ ಕರೆಗೆ ಓಗೊಟ್ಟವರ ಪೈಕಿ³³ ಸಜ್ಜನರೂ ನಿಷ್ಕರೂ ಆಗಿರುವ ವ್ಯಕ್ತಿಗಳಿಗೆ ಅತ್ಯುತ್ತಮ ಪ್ರತಿಫಲವಿದೆ (ಇಂತಹ ಸತ್ಯವಿಶ್ವಾಸಿಗಳ ಪ್ರತಿಫಲವನ್ನು ವ್ಯರ್ಥಗೊಳಿಸಲಾಗುವುದಿಲ್ಲ.)

الَّذِينَ اسْتَجَابُوا لِلَّهِ وَالرَّسُولِ مِنْ
بَعْدِ مَا أَصَابَهُمُ الْقَارِحَةُ ۚ لِلَّذِينَ أَحْسَنُوا
مِنْهُمْ وَاقْرَأُوا آجْرًا عَظِيمًا ﴿٣٥﴾

173. "ನಿಮ್ಮ ವಿರುದ್ಧ ದೊಡ್ಡ ಸೈನ್ಯವೊಂದು ಜಮೆಯಾಗಿದೆ, ಅದನ್ನು ಭಯಪಡಿರಿ" ಎಂದು ಜನರು ಅವರೊಡನೆ ಹೇಳಿದರು. ಇದನ್ನು ಕೇಳಿದಾಗ ಅವರ ಸತ್ಯವಿಶ್ವಾಸ ಇನ್ನಷ್ಟು ವರ್ಧಿಸಿತು. "ನಮಗೆ ಅಲ್ಲಾಹ್ ಸಾಕು ಮತ್ತು ಅವನೇ ಅತ್ಯುತ್ತಮ ಕಾರ್ಯಸಾಧಕನು" ಎಂದು ಅವರು ಉತ್ತರವಿತ್ತರು.

الَّذِينَ قَالَ لَهُمُ النَّاسُ إِنَّ النَّاسَ
قَدِ جَمَعُوا لَكُمْ فَاتَّقُوا اللَّهَ فَرَأَاهُمْ
إِيمَانًا ۖ فَكَانُوا أَحْسَبًا لِلَّهِ وَنِعْمَ الْوَكِيلُ ﴿٣٦﴾

174. ಕೊನೆಗೆ ಅವರು ಅಲ್ಲಾಹನ ಕೊಡುಗೆ ಮತ್ತು ಅನುಗ್ರಹದೊಂದಿಗೆ ಹಿಂದಿರುಗಿದರು. ಅವರಿಗೆ ಏನೊಂದೂ ಆಘಾತವುಂಟಾಗಲಿಲ್ಲ ಮತ್ತು ಅಲ್ಲಾಹನ ಪ್ರಸನ್ನತೆಯ ಹಾದಿಯಲ್ಲಿ ಸಾಗಿದ ಹಿರಿತನವೂ ಅವರಿಗೆ ಪ್ರಾಪ್ತವಾಯಿತು. ಅಲ್ಲಾಹ್ ಮಹಾ ಅನುಗ್ರಹದಾನಿ ಯಾಗಿರುತ್ತಾನೆ.³⁴

فَأَنْقَبُوا بِنِعْمَةِ اللَّهِ وَفَضْلِهِ لَمْ
يَسْسُ لَهُمْ سُوءُ ۖ وَ اتَّبَعُوا رِضْوَانَ اللَّهِ
وَ اللَّهُ ذُو فَضْلٍ عَظِيمٍ ﴿٣٧﴾

33. ಉಹುದ್ ಯುದ್ಧದಿಂದ ಮರಳಿದ ಬಹುದೇವ ವಿಶ್ವಾಸಿಗಳಿಗೆ ಬಹಳ ದೂರ ತಲಪಿದ ನಂತರ ಜ್ಞಾನೋದಯವಾಯಿತು. ಅವರು ಪರಸ್ಪರ ಹೀಗೆಂದರು, "ನಾವಂತಹ ಕೆಲಸ ಮಾಡಿ ಬಿಟ್ಟೆವು, ಮುಹಮ್ಮದ್(ಸ) ಶಕ್ತಿ ಮುರಿಯಲು ಸಿಕ್ಕ ಅಮೂಲ್ಯ ಅವಕಾಶವನ್ನು ಬಿಟ್ಟು ಬಂದೆವು." ನಂತರ ಅವರು ಒಂದೆಡೆ ಕಲೆತು ತಕ್ಷಣವೇ ಮದೀನಾದ ಮೇಲೆ ಎರಡನೇ ಆಕ್ರಮಣ ನಡೆಸುವ ಬಗ್ಗೆ ಸಮಾಲೋಚಿಸಿದರು. ಆದರೆ ನಂತರ ಧೈರ್ಯ ಸಾಲದೆ ಮಕ್ಕಾಕ್ಕೆ ಮರಳಿದರು. ಅತ್ತ ಪ್ರವಾದಿವರ್ಯರಿಗೂ(ಸ) ಇವರು ಮತ್ತೆಲ್ಲಿ ಮರಳಿ ಬಂದಾರೋ ಎಂಬ ಸಂಶಯವಿತ್ತು. ಆದ್ದರಿಂದ ಉಹುದ್ ಯುದ್ಧದ ಮರುದಿನವೇ ಅವರು ಮುಸ್ಲಿಮರನ್ನು ಸೇರಿಸಿ ಹೇಳಿದರು, 'ನಾವೂ ಸತ್ಯನಿಷೇಧಿಗಳನ್ನು ಹಿಂಬಾಲಿಸಬೇಕಾಗಿದೆ.' ಅದು ಅತ್ಯಂತ ಸಂಕೀರ್ಣ ಘಟ್ಟವಾಗಿತ್ತು, ಆದರೆ ನೈಜ ಸತ್ಯವಿಶ್ವಾಸಿಗಳು ಆಗಲೂ ಪ್ರಾಣಾರ್ಪಣೆಗೆ ಸಿದ್ಧರಾದರು. ಅವರು ಪ್ರವಾದಿವರ್ಯರ(ಸ) ಜತೆಗೆ 'ಹಮ್ರಾಯಿಲ್ ಅಸದ್'ನ ತನಕ ಹೋದರು. ಅದು ಮದೀನಾದಿಂದ ಎಂಟು ಮೈಲು ದೂರದಲ್ಲಿದೆ. ಈ ಸೂಕ್ಷ್ಮದಲ್ಲಿ ಆ ಸಮರ್ಪಿತ ವ್ಯಕ್ತಿಗಳನ್ನೇ ಸೂಚಿಸಲಾಗಿದೆ.

34. ಉಹುದ್‌ನಿಂದ ಮರಳುವಾಗ ಅಬೂಸುಫಾಯಾನ್ 'ಬದ್'ನಲ್ಲಿ ಬರುವ ವರ್ಷ ಪುನಃ ನಮ್ಮೊಳಗೆ ಮುಖಾಮುಖಿ ನಡೆಯಲಿದೆ' ಎಂದು ಮುಸ್ಲಿಮರಿಗೆ ಸವಾಲೊಡ್ಡಿದ್ದನು. ಆದರೆ ಹೇಳಿದ ಸಂದರ್ಭ ಹತ್ತಿರವಾದಾಗ ಅವನು ಧೈರ್ಯಗುಂದಿದನು. ಆದ್ದರಿಂದ ಅವನು ತನ್ನ ಮಾತು ಉಳಿಸಲಿಕ್ಕಾಗಿ ಗೋಪ್ಯವಾಗಿ ಓರ್ವನನ್ನು ಮದೀನಾಕ್ಕೆ ಕಳುಹಿಸಿ ಮುಸ್ಲಿಮರಲ್ಲಿ ಕೆಲವು ವದಂತಿಗಳನ್ನು ಹರಡಿಸಿದನು. ಈ ವರ್ಷ ಕುರೈಶರು ಬಹಳ ಉಗ್ರ ಸಿದ್ಧತೆ ನಡೆಸಿದ್ದಾರೆ. ಸಮಸ್ತ ಅರಬ್ ದೇಶದಲ್ಲಿ ಯಾರಿಗೂ ಎದುರಿಸಲು ಸಾಧ್ಯವಿಲ್ಲದಂತಹ ಸೇನೆಯನ್ನು ಜಮಾಯಿಸುತ್ತಿದ್ದಾರೆ ಎಂಬ ವದಂತಿಗಳು. ಮುಸ್ಲಿಮರು ಈ ವದಂತಿಯಿಂದ ಸ್ವಲ್ಪ ಪ್ರಭಾವಿತರಾದರು. ಆದರೆ ಅಲ್ಲಾಹನ

175. ಸುಮ್ಮನೆ ತನ್ನ ಮಿತ್ರರ ಬಗ್ಗೆ ಹೆದರಿಸುತ್ತಿದ್ದವನು ಶೈತಾನನಲ್ಲದೆ ಬೇರಾರೂ ಅಲ್ಲವೆಂದು ನಿಮಗಿಗ ತಿಳಿಯಿತು. ಆದುದರಿಂದ ಇನ್ನು ಮುಂದೆ ನೀವು ಮಾನವರನ್ನು ಭಯಪಡಬಾರದು. ನೀವು ವಾಸ್ತವದಲ್ಲಿ ಸತ್ಯವಿಶ್ವಾಸಿಗಳಾಗಿದ್ದರೆ ನನ್ನನ್ನೇ ಭಯಪಡಬೇಕು.

إِنَّمَا ذُكِرَ الشَّيْطَانُ يُخَوِّفُ أَوْلِيَاءَهُ فَلَا تَخَافُوهُمْ وَخَافُوا إِنْ كُنْتُمْ مُؤْمِنِينَ ﴿٣٥﴾

176. (ಓ ಪೈಗಂಬರರೇ) ಇಂದು ಕುಫ್ರ್ (ಅಧರ್ಮ) ಮಾರ್ಗದಲ್ಲಿ ಶ್ರಮಿಸುತ್ತಿರುವವರ ಚಟುವಟಿಕೆಗಳು ನಿಮ್ಮನ್ನು ಖಿನ್ನಗೊಳಿಸಿ ದಿರಲಿ. ಅವರು ಅಲ್ಲಾಹನಿಗೆ ಏನೂ ಹಾನಿಯನ್ನುಂಟುಮಾಡಲಾರರು. ಅವರಿಗೆ ಪರಲೋಕದಲ್ಲಿ ಯಾವ ಪಾಲನ್ನೂ ಇರಿಸಬಾರದೆಂಬುದು ಅಲ್ಲಾಹನ ಇರಾದೆಯಾಗಿದೆ. ಕೊನೆಗೆ ಅವರಿಗೆ ಕಠಿಣ ಶಿಕ್ಷೆ ಸಿಗಲಿದೆ.

وَلَا يَخْزِيكَ الَّذِينَ يَسَارِعُونَ فِي الْكُفْرِ إِنَّهُمْ لَنْ يَضُرُّوكَ وَاللَّهُ شَدِيدُ الْعِقَابِ إِنَّ اللَّهَ لَا يَجْعَلُ لَهُمْ حَظًّا فِي الْآخِرَةِ وَ لَهُمْ عَذَابٌ عَظِيمٌ ﴿٣٦﴾

177. ಸತ್ಯವಿಶ್ವಾಸವನ್ನು ಬಿಟ್ಟು ಸತ್ಯನಿಷೇಧದ ಗ್ರಾಹಕರಾದವರು ಖಂಡಿತವಾಗಿಯೂ ಅಲ್ಲಾಹನಿಗೆ ಏನೇನೂ ನಷ್ಟವನ್ನುಂಟು ಮಾಡುತ್ತಿಲ್ಲ. ಅವರಿಗೆ ವೇದನಾಯುಕ್ತ ಯಾತನೆ ಸಿದ್ಧವಿದೆ.

إِنَّ الَّذِينَ اسْتَرَوْا الْكُفْرَ بِآيَاتِنَا لَنْ يَضُرُّوكَ وَاللَّهُ شَدِيدُ الْعِقَابِ ﴿٣٧﴾

178. ನಾವು ಸತ್ಯನಿಷೇಧಿಗಳಿಗೆ ಸಡಿಲು ಬಿಡುತ್ತ ಹೋಗುತ್ತಿರುವುದನ್ನು ಅವರು ತಮಗೆ ಹಿತಕರವೆಂದು ತಿಳಿಯದಿರಲಿ. ಅವರು ಪಾಪಗಳ ಮೂಟೆಯನ್ನು ಆದಷ್ಟು ಸಂಗ್ರಹಿಸಿಕೊಳ್ಳಲೆಂದೇ ನಾವು ಅವರಿಗೆ ಸಡಿಲು ಬಿಡುತ್ತಿದ್ದೇವೆ. ಮುಂದೆ ಅವರಿಗಾಗಿ ಅವಮಾನಕರ ಶಿಕ್ಷೆ ಕಾದಿದೆ.

وَلَا يَحْسَبَنَّ الَّذِينَ كَفَرُوا أَنَّمَا نُؤْتِي لَهُمْ خَيْرًا لِّأَنفُسِهِمْ إِنَّمَا نُؤْتِي لَهُمْ لِيَرُدَّادُوا إِلَيْنَا وَ لَهُمْ عَذَابٌ مُّهِينٌ ﴿٣٨﴾

179. ಅಲ್ಲಾಹನು ಸತ್ಯವಿಶ್ವಾಸಿಗಳನ್ನು ಈಗ ನೀವು ಇರುವ ಸ್ಥಿತಿಯಲ್ಲಿ ಎಷ್ಟು ಮಾತ್ರಕ್ಕೂ ಇರಗೊಡಲಾರನು. ಅವನು ಶುದ್ಧರನ್ನು ಅಶುದ್ಧರಿಂದ ಬೇರ್ಪಡಿಸಿಯೇ ತೀರುವನು. ಆದರೆ ನಿಮಗೆ ಅಗೋಚರವನ್ನು ತಿಳಿಯಪಡಿಸುವುದು ಅಲ್ಲಾಹನ ಪದ್ಧತಿಯಲ್ಲ. ³⁵ (ಪರೋಕ್ಷ ಚ್ಚಾನ ನೀಡುವುದಕ್ಕಾಗಿ) ಅಲ್ಲಾಹನು ತನ್ನ ಸಂದೇಶವಾಹಕರಲ್ಲಿ ಇಷ್ಟು ಬಂದವರನ್ನು ಆಯ್ದುಕೊಳ್ಳುತ್ತಾನೆ. ಆದುದರಿಂದ (ಪರೋಕ್ಷ ವಿಷಯಗಳ ಕುರಿತು) ಅಲ್ಲಾಹ್ ಮತ್ತು ಅವನ ಸಂದೇಶವಾಹಕರ ಮೇಲೆ ವಿಶ್ವಾಸವಿರಿಸಿರಿ, ನೀವು ಸತ್ಯವಿಶ್ವಾಸ ಮತ್ತು ದೇವನಿಷ್ಠೆಯಲ್ಲಿ ನಡೆದರೆ, ನಿಮಗೆ ಹಿರಿದಾದ ಪ್ರತಿಫಲ ಸಿಗುವುದು.

مَا كَانَ اللَّهُ لِيَذَرَ الْمُؤْمِنِينَ عَلَىٰ مَا أَنْتُمْ عَلَيْهِ حَتَّىٰ يَمِيزَ الْخَبِيثَ مِنَ الطَّيِّبِ وَ مَا كَانَ اللَّهُ لِيُطْلِعَكُمْ عَلَى الْغَيْبِ وَلَكِنَّ اللَّهَ يَجْتَبِيٰ مِنْ رُسُلِهِ مَنْ يَشَاءُ فَأَمُونُوا بِاللَّهِ وَرُسُلِهِ وَإِنْ أَنْتُمْ مِنْهُمْ فَتَقُولُوا فَلَمَّا جَزَعْنَا عَنْهُمْ ﴿٣٩﴾

ಪ್ರವಾದಿ ಯಾರೂ ಯುದ್ಧಕ್ಕೆ ಅಣಿಯಾಗದಿದ್ದರೆ ನಾನೊಬ್ಬನೇ ಹೋಗುವೆ ಎಂದಾಗ ಹದಿನೈದು ನೂರು ನಿಷ್ಠಾವಂತರು ಅವರ ಜತೆಗೊಡಲು ಸಿದ್ಧರಾದರು. ಅವರನ್ನೇ ಕರೆದುಕೊಂಡು ಪ್ರವಾದಿವರ್ಯರು(ಸ) ಬದ್ರ್ಗೆ ಹೋದರು. ಅಬೂಸುಫಾಯಾನ್ ಯುದ್ಧಕ್ಕೆ ಬರಲಿಲ್ಲ. ಮುಸ್ಲಿಮರು ಎಂಟು ದಿನಗಳ ಕಾಲ ಬದ್ರ್ನಲ್ಲಿ ತಂಗಿ ವ್ಯಾಪಾರ ವಹಿವಾಟು ನಡೆಸಿ ಸಾಕಷ್ಟು ಸಂಪಾದಿಸಿಕೊಂಡರು. 35. ಅರ್ಥಾತ್- ನಿಮ್ಮ ಪೈಕಿ ಯಾರು ಸತ್ಯವಿಶ್ವಾಸಿಗಳು ಮತ್ತು ಯಾರು ಕಪಟವಿಶ್ವಾಸಿಗಳು ಎಂದು ತಿಳಿಸುವುದು.

180. ಅಲ್ಲಾಹನು ತನ್ನ ಅನುಗ್ರಹ ಮಾಡಿದ ಅನಂತರವೂ ಜಿಪುಣತೆ ತೋರಿಸುವವರು- ಈ ಲೋಭವು ತಮ್ಮ ಪಾಲಿಗೆ ಶುಭಕರ ವೆಂದೆಣಿಸದಿರಲಿ. ಇದು ಅವರ ಮಟ್ಟಿಗೆ ಅತ್ಯಂತ ಅಶುಭಕರ ವಾಗಿರುವುದು. ಅವರು ತಮ್ಮ ಜಿಪುಣತೆಯಿಂದ ಸಂಗ್ರಹಿಸಿಡುವ ವಸ್ತುವೇ ಪುನರುತ್ಥಾನ ದಿನದಂದು ಅವರ ಕಂಠ ಕಡಗವಾಗು ವುದು. ಭೂಮಿ-ಆಕಾಶಗಳ ಅಂತಿಮ ಒಡೆತನ ಅಲ್ಲಾಹನಿಗಾಗಿಯೇ ಇದೆ. ನೀವು ಮಾಡುವುದನ್ನೆಲ್ಲ ಅಲ್ಲಾಹ್ ಬಲ್ಲವನಾಗಿರುತ್ತಾನೆ.

وَلَا يَحْسَبَنَّ الَّذِينَ يَبْخُلُونَ بِمَا أَنشَأَ اللَّهُ مِنْ فَضْلِهِ هُوَ خَيْرًا لَّهُمْ بَلْ هُوَ شَرٌّ لَّهُمْ سَيُطَوَّقُونَ مَا بَخُلُوا بِهِ يَوْمَ الْقِيَامَةِ وَاللَّهُ مِيرَاثُ السَّمَوَاتِ وَالْأَرْضِ وَاللَّهُ بِمَا تَعْمَلُونَ خَبِيرٌ ﴿١٨٠﴾

181. ಅಲ್ಲಾಹ್ ದರಿದ್ರನೆಂದೂ ನಾವು ಧನಿಕರೆಂದೂ ಹೇಳುವವರ ನುಡಿಯನ್ನು ಅಲ್ಲಾಹನು ಆಲಿಸಿದನು.³⁶ ನಾವು ಅವರ ಈ ಮಾತುಗಳನ್ನೂ ಬರೆದುಕೊಳ್ಳುವೆವು ಮತ್ತು ಇದಕ್ಕಿಂತ ಮುಂಚೆ ಅವರು ಪ್ರವಾದಿಗಳನ್ನು ನಿಷ್ಕಾರಣವಾಗಿ ವಧಿಸುತ್ತಿದ್ದುದೂ ಅವರ ಕರ್ಮಪತ್ರದಲ್ಲಿ ಉಲ್ಲೇಖಿತವಿದೆ. (ತೀರ್ಪಿನ ಸಮಯ ಬಂದಾಗ) ನಾವು ಅವರೊಡನೆ, "ಇದೋ ಈಗ ನರಕಯಾತನೆಂದು ರುಚಿಯನ್ನು ಸವಿಯಿರಿ.

لَقَدْ سَمِعَ اللَّهُ قَوْلَ الَّذِينَ قَالُوا إِنَّ اللَّهَ فَقِيرٌ وَنَحْنُ أَغْنِيَاءُ سَنَكْتُبُ مَا قَالُوا وَتَأْتِيهِمُ الْآيَاتُ بغيرِ حِسَابٍ وَنَقُولُ ذُوقُوا عَذَابَ الْحَرِيقِ ﴿١٨١﴾

182. ಇದು ನಿಮ್ಮ ಸ್ವಂತ ಕೈಗಳ ಗಳಿಕೆಯಾಗಿದೆ" ಎಂದು ಹೇಳುವೆವು. ಅಲ್ಲಾಹನು ತನ್ನ ದಾಸರ ಬಗ್ಗೆ ಅಕ್ರಮಿಯಲ್ಲ.

ذٰلِكَ بِمَا قَدَّمْتُمْ آيٰدِيكُمْ وَاَنَّ اللّٰهَ لَيْسَ بِظَالِمٍ لِّلْعٰبِدِيۡنَ ﴿١٨٢﴾

183. "ನಮ್ಮ ಮುಂದೆ ಒಂದು ಬಲಿಯನ್ನರ್ಪಿಸಿ, ಅದನ್ನು ಅಗ್ನಿಯು (ಪರೋಕ್ಷದಿಂದ ಬಂದು) ತಿನ್ನುವುದನ್ನು ತೋರಿಸಿ ಕೊಡದೆ ನಾವು ಯಾವನೇ ಸಂದೇಶವಾಹಕನ ಮೇಲೂ ವಿಶ್ವಾಸವಿಡಬಾರ ದೆಂದು ಅಲ್ಲಾಹ್ ನಮಗೆ ನಿರ್ದೇಶಿಸುತ್ತಾನೆ" ಎಂದು ಹೇಳು ತ್ತಿರುವವರೊಡನೆ ಹೇಳಿರಿ, "ನಿಮ್ಮ ಬಳಿಗೆ ನನಗಿಂತ ಮೊದಲು ಅನೇಕ ಸಂದೇಶವಾಹಕರು ಹಲವು ಪ್ರತ್ಯಕ್ಷ ಪ್ರಮಾಣಗಳನ್ನು ತಂದಿದ್ದರು ಮತ್ತು ನೀವೀಗ ಪ್ರಸ್ತಾಪಿಸುತ್ತಿರುವ ಪ್ರತ್ಯಕ್ಷ ಪ್ರಮಾಣವನ್ನೂ ತಂದಿದ್ದರು. (ವಿಶ್ವಾಸವಿಡಲಿಕ್ಕಾಗಿ ಈ ಶರತ್ತನ್ನು ಮುಂದಿರಿಸುವುದರಲ್ಲಿ) ನೀವು ಸತ್ಯವಾದಿಗಳಾಗಿದ್ದರೆ ಆ ಸಂದೇಶವಾಹಕರನ್ನೇಕೆ ವಧಿಸಿದಿರಿ?

الَّذِينَ قَالُوا إِنَّ اللَّهَ عٰهَدَ اِلَيْنَا اَلَا نُوۡمِنُ لِرِسُوٰلٍ حٰتٰى يٰتِيَنَا بِقُرْبٰنٍ تَاۡكُلُهُ النَّٰرُ فَاۡنۡ قَدْ جَاۡءَكُمۡ رِسٰلٌ مِّنۡ قِبَلِيۡ بِالْبَيِّنٰتِ وَاَلَّذِيۡ قُلْتُمْ فَلِمَ تَقْتُلُوۡهُمْ اِنۡ كُنْتُمْ صٰدِقِيۡنَ ﴿١٨٣﴾

36. ಇದು ಯಹೂದಿಗಳು ಹೇಳುವ ಮಾತು, "ಅಲ್ಲಾಹನಿಗೆ ಅತ್ಯುತ್ತಮ ಸಾಲ ನೀಡುವವರು ಯಾರಿದ್ದಾರೆ?" ಎಂಬ ಪವಿತ್ರ ಕುರ್ಆನಿನ ಸೂಕ್ತ ಅವತೀರ್ಣಗೊಂಡಾಗ ಯಹೂದಿಗಳು ಗೇಲಿ ಮಾಡಲಿಕ್ಕಾಗಿ, "ಹೌದು ಅಲ್ಲಾಹನಿಗೆ ದಿವಾಳಿಯಾಗಿದ್ದಾನೆ. ಆದ್ದರಿಂದ ಅವನಿಗೆ ತನ್ನ ದಾಸರಿಂದ ಸಾಲ ಕೇಳುತ್ತಿದ್ದಾನೆ" ಎನ್ನುತ್ತಿದ್ದರು.

184. ಈಗ ಓ ಪ್ರೆಗಂಬರರೇ, ಇವರು ನಿಮ್ಮನ್ನು ಸುಳ್ಳಾಗಿಸುತ್ತಿರುವರಾದರೆ, ನಿಮಗಿಂತ ಮೊದಲು ಸುಸ್ಪಷ್ಟ ಪ್ರಮಾಣಗಳನ್ನೂ ಕಿರುಗ್ರಂಥಗಳನ್ನೂ ಪ್ರಕಾಶ ನೀಡುವ ಗ್ರಂಥಗಳನ್ನೂ ತಂದಿದ್ದ ಹಲವಾರು ಸಂದೇಶವಾಹಕರು ಸುಳ್ಳಾಗಿಸಲ್ಪಟ್ಟಿದ್ದಾರೆ.

185. ಕಟ್ಟಕಡೆಗೆ ಪ್ರತಿಯೊಬ್ಬನಿಗೂ ಮರಣ ಹೊಂದಬೇಕಾಗಿದೆ ಮತ್ತು ನೀವೆಲ್ಲರೂ ನಿಮ್ಮ ನಿಮ್ಮ ಪ್ರತಿಫಲವನ್ನು ಪುನರುತ್ಥಾನ ದಿನದಂದು ಪಡೆಯುವವರಿದ್ದೀರಿ. ಅಲ್ಲಿ ನರಕಾಗ್ನಿಯಿಂದ ರಕ್ಷೆ ಹೊಂದುವವನೂ ಸ್ವರ್ಗದಲ್ಲಿ ದಾಖಲೆ ಮಾಡಲ್ಪಡುವವನೂ ನಿಜವಾದ ಕೃತಾರ್ಥನು. ಈ ಲೋಕದ ಜೀವನವಂತೂ ಕೇವಲ ಭ್ರಾಮಕ ಸಂಪತ್ತಾಗಿದೆ.

186. ಮುಸ್ಲಿಮರೇ, ನಿಮಗೆ ಸಂಪತ್ತು ಮತ್ತು ಪ್ರಾಣ ಇವೆರಡರ ಪರೀಕ್ಷೆಗಳೂ ಮುಂದೆ ಬಂದೇ ತೀರುವುವು ಮತ್ತು ನೀವು ಗ್ರಂಥದವರಿಂದಲೂ ಬಹುದೇವ ವಿಶ್ವಾಸಿಗಳಿಂದಲೂ ಹಲವು ನೋಯುವ ಮಾತುಗಳನ್ನು ಕೇಳುವಿರಿ. ಈ ಸಂದರ್ಭಗಳಲ್ಲೆಲ್ಲ ನೀವು ಸಹನೆ ಮತ್ತು ಧರ್ಮನಿಷ್ಠೆಯ ಮಾರ್ಗದಲ್ಲಿ ಸ್ಥಿರವಾಗಿ ನಿಂತರೆ ಇದೊಂದು ಮಹಾ ಸಾಹಸಕಾರ್ಯವಾಗುವುದು.

187. ಅಲ್ಲಾಹನು ಗ್ರಂಥದವರಿಂದ, "ನೀವು ಗ್ರಂಥದ ಬೋಧನೆಯನ್ನು ಜನರಿಗೆ ಪ್ರಸಾರಮಾಡಬೇಕಾದೀತು ಮತ್ತು ಅವುಗಳನ್ನು ಅಡಗಿಸಬಾರದು ಎಂಬ ಕಠಾರನ್ನು ಪಡೆದ ಸಂದರ್ಭವನ್ನು ಅವರಿಗೆ ನೆನಪಿಸಿಕೊಡಿರಿ. ಆದರೆ ಅವರು ಗ್ರಂಥವನ್ನು ಕಡೆಗಣಿಸಿದರು ಮತ್ತು ಅದನ್ನು ಅಲ್ಪ ಬೆಲೆಗೆ ಮಾರಿದರು. ಇವರೆಂತಹ ಕೆಟ್ಟ ವ್ಯವಹಾರ ಮಾಡುತ್ತಿದ್ದಾರೆ!

188. ತಮ್ಮ ಕೃತ್ಯಗಳಿಂದ ಸಂತುಷ್ಟರಾಗಿದ್ದು ನಿಜವಾಗಿ ತಾವು ಮಾಡದಿರುವ ಕಾರ್ಯಗಳ ಪ್ರಶಂಸೆ ತಮಗೆ ಸಲ್ಲಬೇಕೆಂದು ಬಯಸುವವರು ಯಾತನೆಯಿಂದ ಸುರಕ್ಷಿತರೆಂದು ನೀವೇನಿಸಬೇಡಿರಿ. ವಾಸ್ತವದಲ್ಲಿ ಅವರಿಗೆ ವೇದನಾಯುಕ್ತ ಶಿಕ್ಷೆ ಸಿದ್ಧವಿದೆ.

189. ಅಲ್ಲಾಹನು ಭೂಮಿ-ಆಕಾಶಗಳ ಮಾಲಕನು ಮತ್ತು ಅವನ ಅಧಿಕಾರವು ಸರ್ವಸ್ವವನ್ನೂ ವ್ಯಾಪಿಸಿದೆ.

فَإِنْ كَذَّبُوكَ فَقَدْ كَذَّبَ رَسُولٌ مِّنْ قَبْلِكَ جَاءُوا بِالْبَيِّنَاتِ وَالزُّبُرِ وَالْكِتَابِ الْمُنِيرِ ﴿١٨٤﴾

كُلُّ نَفْسٍ ذَائِقَةُ الْمَوْتِ وَإِنَّمَا تُوَفَّقُونَ أَجُورَكُمْ يَوْمَ الْقِيَامَةِ فَمَنْ رُحِزَ عَنْ النَّارِ وَأُدْخِلَ الْجَنَّةَ فَقَدْ فَازَ وَمَا الْحَيَاةُ الدُّنْيَا إِلَّا مَتَاعٌ الْعُرُورِ ﴿١٨٥﴾

لَتُبْلَوْنَ فِي أَمْوَالِكُمْ وَأَنفُسِكُمْ وَلَسْمَعَنَّ مِنَ الَّذِينَ أُوتُوا الْكِتَابَ مِنْ قَبْلِكُمْ وَمِنَ الَّذِينَ أَشْرَكُوا أَذًى كَثِيرًا وَإِنْ تَصْبِرُوا وَتَتَّقُوا فَإِنَّ ذَلِكَ مِنْ عَزْمِ الْأُمُورِ ﴿١٨٦﴾

وَإِذْ أَخَذَ اللَّهُ مِيثَاقَ الَّذِينَ أُوتُوا الْكِتَابَ لَتُبَيِّنُنَّهُ لِلنَّاسِ وَلَا تَكْفُرُوهَ فَنَبَذُوهُ وَرَاءَ ظُهُورِهِمْ وَاشْتَرَوْا بِهِ ثَمَنًا قَلِيلًا فَبِئْسَ مَا يَشْتَرُونَ ﴿١٨٧﴾

لَا تَحْسَبَنَّ الَّذِينَ يَفْرَحُونَ بِمَا آتَوْا وَيُجِبُونَ أَنْ يُحْمَدُوا بِمَا لَمْ يَفْعَلُوا فَلَا تَحْسَبْهُمْ بِنِقَاطَةٍ مِنَ الْعَذَابِ وَ لَهُمْ عَذَابٌ أَلِيمٌ ﴿١٨٨﴾

وَاللَّهُ مُلْكُ السَّمَوَاتِ وَالْأَرْضِ وَاللَّهُ عَلَى كُلِّ شَيْءٍ قَدِيرٌ ﴿١٨٩﴾

190. ಭೂಮಿ-ಆಕಾಶಗಳ ಸೃಷ್ಟಿಯಲ್ಲಿಯೂ ರಾತ್ರಿ ಹಗಲುಗಳು ಅನುಕ್ರಮವಾಗಿ ಬರುತ್ತಿರುವುದರಲ್ಲಿಯೂ ಬುದ್ಧಿಜೀವಿಗಳಿಗೆ ಸಾಕಷ್ಟು ನಿದರ್ಶನಗಳಿವೆ.

191. ಅವರು ಎದ್ದಾಗಲೂ ಕುಳಿತಾಗಲೂ ಮಲಗಿದಾಗಲೂ ಎಲ್ಲ ಸ್ಥಿತಿಗಳಲ್ಲೂ ಅಲ್ಲಾಪನನ್ನು ಸ್ಮರಿಸುತ್ತಾರೆ ಮತ್ತು ಭೂಮಿ-ಆಕಾಶಗಳ ನಿರ್ಮಾಣದ ಬಗ್ಗೆ ಪರ್ಯಾಲೋಚಿಸುತ್ತಾರೆ. (ಅವರು ಪರವಶರಾಗಿ ಹೀಗೆನ್ನುತ್ತಾರೆ) "ಪ್ರಭೂ, ನೀನು ಇವುಗಳನ್ನೆಲ್ಲ ವೃಥಾ ಹಾಗೂ ಉದ್ದೇಶರಹಿತವಾಗಿ ಸೃಷ್ಟಿಸಲಿಲ್ಲ. ನೀನು (ನಿರರ್ಥಕ ಕಾರ್ಯಗಳನ್ನೆಸಗುವುದರಿಂದ) ಪರಿಶುದ್ಧನು. ಆದುದರಿಂದ ಓ ನಮ್ಮ ಪ್ರಭೂ, ನಮ್ಮನ್ನು ನರಕಾಗ್ನಿಯಿಂದ ರಕ್ಷಿಸು.

192. ನೀನು ಯಾರನ್ನು ನರಕದಲ್ಲಿ ಹಾಕಿದೆಯೋ ಅವನನ್ನು ಅತಿ ಅಪಮಾನಕಾರಕ ದುರ್ಗತಿಯಲ್ಲಿ ಹಾಕಿದೆ. ಇಂತಹ ಅಕ್ರಮಿಗಳಿಗೆ ಯಾರೂ ಸಹಾಯಕರಲಾರರು.

193. ಓ ನಮ್ಮ ಪ್ರಭೂ, ನಾವು ಸತ್ಯವಿಶ್ವಾಸದ ಕಡೆಗೆ ಆಹ್ವಾನಿಸುತ್ತಿದ್ದೆ ಮತ್ತು ನಿಮ್ಮ ಪ್ರಭುವನ್ನು ನಂಬಿರೆಂದು ಹೇಳುತ್ತಿದ್ದೆ ಓರ್ವ ಕರೆ ಕೊಡುವಾತನನ್ನು ಆಲಿಸಿದೆವು. ನಾವು ಅವನ ಆಹ್ವಾನವನ್ನು ಸ್ವೀಕರಿಸಿದೆವು. ಆದುದರಿಂದ ಓ ನಮ್ಮೊಡೆಯಾ, ನಮ್ಮಿಂದ ಸಂಭವಿಸಿ ಹೋಗಿದ್ದ ಅಪರಾಧಗಳನ್ನು ಕ್ಷಮಿಸು. ನಮ್ಮಲ್ಲಿರುವ ಕೆಡುಕುಗಳನ್ನು ದೂರೀಕರಿಸು ಮತ್ತು ನಮ್ಮ ಅವಸಾನವನ್ನು ಸಜ್ಜನರೊಂದಿಗೆ ಮಾಡು.

194. ಓ ನಮ್ಮ ಪ್ರಭೂ, ನೀನು ನಿನ್ನ ಸಂದೇಶವಾಹಕರ ಮೂಲಕ ಮಾಡಿರುವ ವಾಗ್ದಾನಗಳನ್ನು ನಮಗೆ ನೆರವೇರಿಸಿಕೊಡು ಮತ್ತು ಪುನರುತ್ಥಾನ ದಿನದಂದು ನಮ್ಮನ್ನು ಅವಮಾನಕ್ಕೊಳಪಡಿಸಬೇಡ. ನಿಶ್ಚಯವಾಗಿಯೂ ನೀನು ನಿನ್ನ ವಾಗ್ದಾನಕ್ಕೆ ವೃತ್ತಿರಿಕ್ತವಾಗಿ ನಡೆಯುವವನಲ್ಲ."

195. ಉತ್ತರವಾಗಿ ಅವರ ಪ್ರಭು ಹೇಳಿದನು, "ನಾನು ನಿಮ್ಮಲ್ಲಿ ಯಾರೊಬ್ಬನ ಕರ್ಮವನ್ನೂ ನಿಷ್ಫಲಗೊಳಿಸುವವನಲ್ಲ. ಪುರುಷರಾಗಲಿ ಸ್ತ್ರೀಯರಾಗಲಿ ನೀವೆಲ್ಲ ಒಂದೇ ವರ್ಗದವರು. ಆದುದರಿಂದ ಯಾರೂ ನನಗಾಗಿ ತಮ್ಮ ದೇಶ ತ್ಯಾಗ ಮಾಡಿದರೋ ನನ್ನ ಮಾರ್ಗದಲ್ಲಿ ಮನೆ-ಮಾರುಗಳಿಂದ

إِنَّ فِي خَلْقِ السَّمَوَاتِ وَالْأَرْضِ وَاخْتِلَافِ
الْيَلِيلِ وَالنَّهَارِ آيَاتٍ لِلْأُولِي الْأَلْبَابِ ﴿١٩٠﴾

الَّذِينَ يَذْكُرُونَ اللَّهَ قِيَمًا وَقُوَّةً وَعَلَى
جُحُوبِهِمْ وَيَتَفَكَّرُونَ فِي خَلْقِ السَّمَوَاتِ
وَالْأَرْضِ رَبَّنَا مَا خَلَقْتَ هَذَا بَاطِلًا
سُبْحَانَكَ فَقِنَا عَذَابَ النَّارِ ﴿١٩١﴾

رَبَّنَا إِنَّكَ مَنْ تُدْخِلِ النَّارَ فَقَدْ
أَخْرَيْتَهُ وَمَا لِلظَّالِمِينَ مِنْ أَنْصَارٍ ﴿١٩٢﴾

رَبَّنَا إِنَّا أَسْعَيْنَا مِنْ دُونِكَ لِلْإِيمَانِ
أَنْ أَمْنُوا بِرَبِّكُمْ قَامِنًا رَبَّنَا فَاعْفُوْا
ذُنُوبَنَا وَكُفِّرْ عَنَّا سَيِّئَاتِنَا وَتَوَقَّفْنَا مَعَ الْآبِرَارِ ﴿١٩٣﴾

رَبَّنَا وَإِنَّا مَا وَعَدْتَنَا عَلَى رُسُلِكَ وَلَا
تُخْزِنَا يَوْمَ الْقِيَامَةِ إِنَّكَ لَا تُخْلِفُ الْبِعَادَ ﴿١٩٤﴾

فَأَسْتَجَابَ لَهُمْ رَبُّهُمْ أَنِّي لَا أُضِيعُ عَمَلَ
عَامِلٍ مِنْكُمْ مِنْ ذَكَرٍ أَوْ أُنْثَىٰ بَعْضُكُمْ
مِّنْ بَعْضٍ فَالَّذِينَ هَاجَرُوا وَأُخْرِجُوا
مِنْ دِيَارِهِمْ وَأُوذُوا فِي سَبِيلِي وَقَاتَلُوا

ಹೊರಕ್ಕಟ್ಟಲ್ಪಟ್ಟರೋ, ಸತಾಯಿಸಲ್ಪಟ್ಟರೋ, ನನಗಾಗಿ ಹೋರಾಟ ನಡೆಸಿದರೋ ಮತ್ತು ವಧಿಸಲ್ಪಟ್ಟರೋ ಅವರಲ್ಲರ ಅಪರಾಧಗಳನ್ನು ನಾನು ಕ್ಷಮಿಸಿಬಿಡುವೆನು ಮತ್ತು ಅವರಿಗೆ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಉದ್ಯಾನಗಳಲ್ಲಿ ಪ್ರವೇಶ ಕೊಡುವೆನು. ಇದು ಅವರಿಗೆ ಅಲ್ಲಾಹನ ಬಳಿ ಇರುವ ಪ್ರತಿಫಲ ಮತ್ತು ಅತ್ಯುತ್ತಮ ಪ್ರತಿಫಲ ಅಲ್ಲಾಹನ ಬಳಿಯಲ್ಲೇ ಇದೆ.

196. ಓ ವೈಗಂಬರರೇ, ನಾಡುಗಳಲ್ಲಿ ಅಲ್ಲಾಹನ ಅವಿಧೇಯ ದಾಸರ ಮೆರೆದಾಟವು ನಿಮ್ಮನ್ನು ವಂಚಿಸದಿರಲಿ.

197. ಇದು ಕೇವಲ ಕೆಲವೇ ದಿನಗಳ ಬಾಳುವೆಯ ಕಿಂಚಿತ್ ಸುಖಭೋಗ. ಅನಂತರ ಇವರಲ್ಲರೂ ಅತಿ ನಿಕ್ಕಷ್ಟ ವಾಸಸ್ಥಾನವಾಗಿರುವ ನರಕಾಗ್ನಿಯನ್ನು ಸೇರುವರು.

198. ಇದಕ್ಕೆ ವ್ಯತಿರಿಕ್ತವಾಗಿ ತಮ್ಮ ಪ್ರಭುವನ್ನು ಭಯಪಡುತ್ತ ಜೀವನ ನಡೆಸುವವರಿಗಾಗಿ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಉದ್ಯಾನಗಳಿದ್ದು ಅವುಗಳಲ್ಲಿ ಅವರು ಸದಾಕಾಲ ವಾಸಿಸುವರು. ಅವರಿಗೆ ಅಲ್ಲಾಹನ ವತಿಯಿಂದ ಆತಿಥ್ಯವಿದು ಮತ್ತು ಯಾವುದು ಅಲ್ಲಾಹನ ಬಳಿ ಇದೆಯೋ ಅದುವೇ ಸಜ್ಜನರಿಗೆ ಅತ್ಯುತ್ತಮ.

199. ಗ್ರಂಥದವರಲ್ಲಿ ಕೆಲವರು ಅಲ್ಲಾಹನ ಮೇಲೆ ವಿಶ್ವಾಸವಿಡುತ್ತಾರೆ. ನಿಮ್ಮ ಕಡೆಗೆ ಕಳುಹಿಸಲ್ಪಟ್ಟ ಗ್ರಂಥದ ಮೇಲೂ ಇದಕ್ಕಿಂತ ಮುಂಚೆ ಸ್ವತಃ ಅವರ ಕಡೆಗೆ ಕಳುಹಿಸಲ್ಪಟ್ಟ ಗ್ರಂಥದ ಮೇಲೂ ವಿಶ್ವಾಸವಿಡುತ್ತಾರೆ. ಅಲ್ಲಾಹನ ಮುಂದೆ ಬಾಗಿರುತ್ತಾರೆ ಮತ್ತು ಅಲ್ಲಾಹನ ಸೂಕ್ತಗಳನ್ನು ಅವರು ಅಲ್ಪ ಬೆಲೆಗೆ ಮಾರಿಬಿಡುವುದಿಲ್ಲ. ಅವರ ಪ್ರತಿಫಲ ಅವರ ಪ್ರಭುವಿನ ಬಳಿ ಇದೆ ಮತ್ತು ಅಲ್ಲಾಹ್ ಲೆಕ್ಕ ತೀರಿಸುವುದರಲ್ಲಿ ಅತಿ ಶೀಘ್ರನು.

200. ಓ ಸತ್ಯವಿಶ್ವಾಸಿಗಳೇ, ಸಹನೆಯಿಂದ ವರ್ತಿಸಿರಿ. ಮಿಥ್ಯಾರಾಧಕರ ಎದುರು ಸ್ವೇರ್ಯ ತೋರಿಸಿರಿ. ಸತ್ಯದ ಸೇವೆಗಾಗಿ ಟೊಂಕ ಕಟ್ಟಿಕೊಂಡಿರಿ ಮತ್ತು ಅಲ್ಲಾಹನನ್ನು ಭಯಪಡುತ್ತಲಿರಿ. ನೀವು ವಿಜಯಿಗಳಾಗುವರೆಂದು ನಿರೀಕ್ಷಿಸಬಹುದು.

وَقَاتِلُوا آلَ الْكُفْرَانِ عَنْهُمْ سَيِّئَاتِهِمْ وَلَا تَدْخُلُوا
جَنَّتِمْ تَجْرِي مِنْ تَحْتِهَا الْأَنْهَارُ ثَوَابًا
مِّنْ عِنْدِ اللَّهِ وَاللَّهُ عِنْدَهُ حُسْنُ الثَّوَابِ ﴿١٩٦﴾

لَا يَغُرُّكَ تَقَلُّبُ الَّذِينَ كَفَرُوا فِي الْبِلَادِ ﴿١٩٦﴾

مَتَاعًا قَلِيلًا ثُمَّ مَا لَهُمْ جَهَنَّمَ وَبِئْسَ الْبِهَادِ ﴿١٩٧﴾

لَكِنِ الَّذِينَ اتَّقَوْا رَبَّهُمْ لَهُمْ جَنَّاتٌ تَجْرِي
مِنْ تَحْتِهَا الْأَنْهَارُ خَالِدِينَ فِيهَا نُزُلًا مِّنْ
عِنْدِ اللَّهِ وَمَا عِنْدَ اللَّهِ خَيْرٌ لِّلَّذَّابِرِينَ ﴿١٩٨﴾

وَإِنَّ مِنْ أَهْلِ الْكِتَابِ لَمَنْ يُؤْمِنُ بِاللَّهِ
وَمَا نُزِّلَ إِلَيْكُمْ وَمَا نُزِّلَ إِلَيْهِمْ
خُشِعِينَ لِلَّهِ لَا يَشْتُرُونَ بِآيَاتِ اللَّهِ
شَيْئًا قَلِيلًا ۗ أُولَٰئِكَ لَهُمْ أَجْرُهُمْ عِنْدَ
رَبِّهِمْ ۗ إِنَّ اللَّهَ سَرِيعُ الْحِسَابِ ﴿١٩٩﴾

يَا أَيُّهَا الَّذِينَ آمَنُوا اصْبِرُوا وَصَابِرُوا
وَرَابِطُوا ۗ وَاللَّهُ لَعَلَّكُمْ تَفْلِحُونَ ﴿٢٠٠﴾

(ಅವತೀರ್ಣ - ಮದೀನಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಜನರೇ, ನೀವು ನಿಮ್ಮ ಪಾಲಕ ಪ್ರಭುವನ್ನು ಭಯಪಡಿರಿ. ಅವನು ನಿಮ್ಮನ್ನು ಒಂದು ಜೀವದಿಂದ ಸೃಷ್ಟಿಸಿದನು. ಅದೇ ಜೀವದಿಂದ ಅದರ ಜೋಡಿಯನ್ನು ಉಂಟು ಮಾಡಿದನು ಮತ್ತು ಅವೆರಡರಿಂದ ಅನೇಕಾನೇಕ ಸ್ತ್ರೀ-ಪುರುಷರನ್ನು ಲೋಕದಲ್ಲಿ ಹಬ್ಬಿಸಿದನು. ನೀವು ಯಾರ ಹೆಸರನ್ನೆತ್ತಿ ಪರಸ್ಪರ ಹಕ್ಕು ಬಾಧ್ಯತೆಗಳನ್ನು ಕೇಳುತ್ತೀರೋ ಆ ಅಲ್ಲಾಹನನ್ನು ಭಯಪಡಿರಿ. ಕುಟುಂಬ ಸಂಬಂಧಗಳನ್ನು ಕೆಡಿಸಬೇಡಿರಿ. ಅಲ್ಲಾಹನು ನಿಮ್ಮ ಮೇಲೆ ಮೇಲ್ನೋಟವನ್ನಿರಿಸಿಕೊಂಡಿರುವನೆಂಬುದನ್ನು ಚೆನ್ನಾಗಿ ಅರಿತುಕೊಳ್ಳಿರಿ.
2. ಅನಾಥರ ಸೊತ್ತುಗಳನ್ನು ಅವರಿಗೆ ಹಿಂದಿರುಗಿಸಿರಿ. ಒಳ್ಳೆಯ ಸೊತ್ತಿನ ಸ್ಥಾನದಲ್ಲಿ ಕೆಟ್ಟದನ್ನು ಬದಲಿಸಿಡಬೇಡಿರಿ. ಅವರ ಸೊತ್ತನ್ನು ನಿಮ್ಮದರೊಂದಿಗೆ ಸೇರಿಸಿ ಕಬಳಿಸಲೂ ಬೇಡಿರಿ. ಇದು ಅತ್ಯಂತ ಘೋರ ಪಾತಕ.
3. ಅನಾಥರೊಂದಿಗೆ ನ್ಯಾಯವಾಗಿ ನಡೆದುಕೊಳ್ಳಲು ಸಾಧ್ಯವಾಗದಂಥ ಆಶಂಕೆ ನಿಮಗುಂಟಾದರೆ ಸ್ತ್ರೀಯರಲ್ಲಿ ನಿಮಗೆ ಮೆಚ್ಚಿದ ಇಬ್ಬರನ್ನೋ ಮೂವರನ್ನೋ ನಾಲ್ವರನ್ನೋ ವಿವಾಹ ಮಾಡಿಕೊಳ್ಳಿರಿ.¹ ಆದರೆ ಅವರೊಂದಿಗೆ ನ್ಯಾಯ ಪಾಲಿಸಲಾರಿರಿಂಬ

بِسْمِ اللَّهِ الرَّحْمَنِ الرَّحِيمِ

يَا أَيُّهَا النَّاسُ اتَّقُوا رَبَّكُمُ الَّذِي
خَلَقَكُمْ مِنْ نَفْسٍ وَاحِدَةٍ وَخَلَقَ مِنْهَا
زَوْجَهَا وَبَثَّ مِنْهُمَا رِجَالًا كَثِيرًا وَنِسَاءً
وَ اتَّقُوا اللَّهَ الَّذِي تَسَاءَلُونَ بِهِ وَالْأَنْحَامَ
إِنَّ اللَّهَ كَانَ عَلَيْكُمْ رَقِيبًا ۝

وَ اتُوا الْيَتَامَىٰ أَمْوَالَهُمْ وَلَا تَتَّبِعُوا
الْخَبِيثَاتِ بِالطَّبِيبِ وَلَا تَأْكُلُوا أَمْوَالَهُمْ
إِلَىٰ أَمْوَالِكُمْ ۖ إِنَّكُمْ كَانُوا بِآيَاتِهِ كَافِرِينَ ۝

وَ إِنْ خِفْتُمْ أَلَّا تُقْسِطُوا فِي الْيَتَامَىٰ فَانكِسُوا
مَا طَابَ لَكُمْ مِنَ النِّسَاءِ مِمَّنِّي وَ ثَلَاثٌ
وَ رُبْعٌ فَإِنْ خِفْتُمْ أَلَّا تُعَدِلُوا فَوَاحِشٌ ۝

1. ಈ ಸೂಕ್ತಗಳು ಒಂದಕ್ಕಿಂತ ಹೆಚ್ಚು ಪತ್ನಿಯರನ್ನು ಹೊಂದಲು ಅನುಮತಿಸಲಿಕ್ಕಾಗಿ ಬಂದಿಲ್ಲವೆಂಬುದು ಗಮನಾರ್ಹ. ಏಕೆಂದರೆ ಇದರ ಅವತೀರ್ಣಕ್ಕೆ ಮೊದಲೇ ಅಲ್ಲಿ ಆ ಪದ್ಧತಿ ಜಾರಿಯಲ್ಲಿತ್ತು. ಸ್ವತಃ ಪ್ರವಾದಿವರ್ಯರು(ಸ) ಆಗ ಒಂದಕ್ಕಿಂತ ಹೆಚ್ಚು ಪತ್ನಿಯರನ್ನು ಹೊಂದಿದ್ದರು. ಯುದ್ಧದಲ್ಲಿ ಹುತಾತ್ಮರಾದವರು ತಮ್ಮ ಹಿಂದೆ ಬಿಟ್ಟಿದ್ದ ಅನಾಥ ಮಕ್ಕಳ ಸಮಸ್ಯೆಯನ್ನು ಪರಿಹರಿಸಲಿಕ್ಕಾಗಿ ಈ ಸೂಕ್ತ ಅವತೀರ್ಣಗೊಂಡಿದೆ. ಈ ಅನಾಥ ಮಕ್ಕಳ ಪರಿಪಾಲನೆಯನ್ನು ಹಾಗೆಯೇ ನಿಮಗೆ ಮಾಡಲು ಸಾಧ್ಯವಿಲ್ಲದಿದ್ದರೆ ಅನಾಥ ಮಕ್ಕಳನ್ನು ಹೊಂದಿರುವ ಮಹಿಳೆಯರನ್ನು ನೀವು ವಿವಾಹವಾಗಿರಿ ಎನ್ನುವ ಮೂಲಕ ಈ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಲಾಗಿದೆ.

<p>ಆಶಂಕೆ ನಿಮಗಿದ್ದರೆ ಒಬ್ಬ ಸ್ತ್ರೀಯನ್ನು ಮಾತ್ರ² (ವಿವಾಹವಾಗಿರಿ) ಅಥವಾ ನಿಮ್ಮ ವಶಕ್ಕೆ ಬಂದ ಸ್ತ್ರೀಯರನ್ನು ಸ್ವೀಕರಿಸಿಕೊಳ್ಳಿರಿ.³ ಅನ್ಯಾಯದಿಂದ ತಪ್ಪಿಸಿಕೊಳ್ಳಲು ಇದು ಹೆಚ್ಚು ಉತ್ತಮ.</p>	<p>أَوْ مَا مَلَكَتْ أَيْمَانُكُمْ ذَلِكَ آدُنِي الَّا تَعْرَوْنَ ۝</p>
<p>4. ಸ್ತ್ರೀಯರಿಗೆ 'ವಿವಾಹಧನ'ವನ್ನು ಆತ್ಮ ಸಂತೋಷದಿಂದ (ಕಡ್ಡಾಯವೆಂದರಿತು) ಪಾವತಿ ಮಾಡಿರಿ. ಅವರು ತಮ್ಮಿಷ್ಟದಿಂದ ವಿವಾಹಧನದ ಒಂದಂಶವನ್ನು ನಿಮಗೆ ಬಿಟ್ಟು ಕೊಟ್ಟರೆ, ನೀವು ಅದನ್ನು ಸಂತೋಷದಿಂದ ಅನುಭೋಗಿಸಿಕೊಳ್ಳಬಹುದು.</p>	<p>وَأَتُوا النِّسَاءَ صِدْقًا مِّنْ نَّحْلِكُمْ ط كَرِئ طَبْنٌ لَّكُمْ عَنْ شَيْءٍ مِّنْهُ نَفْسًا فَكُلُوهُ هَٰذَا مَرِيئًا ۝</p>
<p>5. ಅಲ್ಪಾಹನು ನಿಮಗೆ ಜೀವನ ಸಾಧನವನ್ನಾಗಿ ನಿಶ್ಚಯಿಸಿರುವ ಸಂಪತ್ತನ್ನು ತಿಳಿಗೇಡಿಗಳ ವಶಕ್ಕೆ ಒಪ್ಪಿಸಬೇಡಿರಿ. ಆದರೆ ಅವರಿಗೆ ಉಣ್ಣಲಿಕ್ಕೂ ಉಡಲಿಕ್ಕೂ ಕೊಡಿರಿ ಮತ್ತು ಅವರಿಗೆ ಸದ್ಬೋಧನೆ ಮಾಡಿರಿ.</p>	<p>وَلَا تُوْتُوا السُّفَهَاءَ أَمْوَالَكُمُ الَّتِي جَعَلَ اللَّهُ لَكُمْ قِيمًا ۚ وَأَسْرُرْ لَهُمْ فِيهَا وَأَسْرُوهُمْ قَوْلُوا لَهُمْ قَوْلًا مَّعْرُوفًا ۝</p>
<p>6. ಅನಾಥರನ್ನು ಅವರು ವಿವಾಹಯೋಗ್ಯ ವಯಸ್ಸಿನವರಾಗುವ ವರೆಗೂ ಪರಿಶೀಲಿಸುತ್ತಲೇ ಇರಿ.⁴ ಅನಂತರ ಅವರಲ್ಲಿ ಯೋಗ್ಯತಾರ್ಹತೆಗಳನ್ನು ಕಂಡೊಡನೆ ಅವರ ಸಂಪತ್ತನ್ನು ಅವರ ವಶಕ್ಕೊಪ್ಪಿಸಿರಿ. ಅವರು ದೊಡ್ಡವರಾಗಿ ತಮ್ಮ ಹಕ್ಕನ್ನು ಕೇಳುವರೆಂದು ಹೆದರಿ, ನ್ಯಾಯದ ಮೇರೆಯನ್ನು ಮೀರಿ, ಅವರ ಸಂಪತ್ತನ್ನು ಲಗುಬಗೆಯಿಂದ ಕಬಳಿಸಬಾರದು. ಅನಾಥರ ರಕ್ಷಕನು ಧನಿಕನಾಗಿದ್ದರೆ ಅವನು ಸಂಯಮದಿಂದ ವರ್ತಿಸಲಿ ಮತ್ತು</p>	<p>وَأَبْتَلُوا الَّتِي حَتَّىٰ إِذَا بَلَغُوا النِّكَاحَ فَإِنَّ أَسْتَمْتُمْ مِنْهُمْ رُشْدًا فَادْعُوا إِلَيْهِمْ أَمْوَالَهُمْ وَلَا تَأْكُلُوهَا إِسْرَافًا وَبِدَارًا أَن يَكْبُرُوا وَمَنْ كَانَ غَنِيًّا فَلْيَسْتَعْفِفْ ۚ وَمَنْ كَانَ فَقِيرًا فَلْيَأْكُلْ بِالْمَعْرُوفِ ۚ فَإِذَا دَفَعْتُمْ</p>
<p>2. ಪತ್ನಿಯರ ಸಂಖ್ಯೆಯನ್ನು ಮಿತಗೊಳಿಸಲಾಗಿದೆ ಮತ್ತು ಒಮ್ಮೆಗೆ ನಾಲ್ಕಕ್ಕಿಂತ ಹೆಚ್ಚು ಪತ್ನಿಯರನ್ನು ಹೊಂದಿರುವುದನ್ನು ನಿಷೇಧಿಸಲಾಗಿದೆ ಎಂಬ ಬಗ್ಗೆ ಕರ್ಮಶಾಸ್ತ್ರಜ್ಞರಲ್ಲಿ ಒಮ್ಮತಾಭಿಪ್ರಾಯವಿದೆ. ಅಲ್ಲದೆ ಈ ಸೂಕ್ತ ಪತ್ನಿಯರ ಸಂಖ್ಯೆಯನ್ನು ನ್ಯಾಯಪಾಲನೆಯ ಶರತ್ತಿನೊಂದಿಗೆ ಜೋಡಿಸಿದೆ. ನ್ಯಾಯಪಾಲನೆಯ ಶರತ್ತನ್ನು ಈಡೇರಿಸದೆ, ಒಂದಕ್ಕಿಂತ ಹೆಚ್ಚು ಪತ್ನಿಯರನ್ನು ಹೊಂದುವ ಅನುಮತಿಯಿಂದ ಪ್ರಯೋಜನ ಪಡೆಯುವವನು ಅಲ್ಪಾಹನಿಗೆ ವಂಚನೆ ಮಾಡುವವನಾಗಿದ್ದಾನೆ. ಯಾವ ಪತ್ನಿ ಅಥವಾ ಪತ್ನಿಯರು ನ್ಯಾಯಪಾಲನೆಯ ಶರತ್ತಿನಿಂದ ವಂಚಿತರಾಗಿದ್ದಾರೋ ಅವರ ಅಹವಾಲನ್ನು ಕೇಳುವ ಹಕ್ಕು ಇಸ್ಲಾಮಿ ಆಡಳಿತದ ನ್ಯಾಯಾಲಯಗಳಿಗೆವೆ. ಕೆಲವರು ಪಾಶ್ಚಿಮಾತ್ಯ ಸಿದ್ಧಾಂತಗಳಿಂದ ಪ್ರಭಾವಿತರಾಗಿ, ಪಾಶ್ಚಿಮಾತ್ಯರ ದೃಷ್ಟಿಯಲ್ಲಿ ಒಂದು ಕೆಟ್ಟ ಪದ್ಧತಿಯಾಗಿರುವ ಬಹುಪತ್ನಿತ್ವವನ್ನು ಕೊನೆಗೊಳಿಸುವುದೇ ಕುರ್ಆನಿನ ನೈಜ ಉದ್ದೇಶವಾಗಿದೆ ಎಂದು ಸಾಬೀತು ಪಡಿಸಲು ಪ್ರಯತ್ನಿಸುತ್ತಾರೆ. ಇದು ಕೇವಲ ವೈಚಾರಿಕ ದಾಸ್ಯದ ಪರಿಣಾಮವಾಗಿದೆ. ಬಹುಪತ್ನಿತ್ವವೇ ಒಂದು ಕೆಟ್ಟ ಪದ್ಧತಿಯಾಗಿದೆ ಎಂಬುದನ್ನು ಒಪ್ಪಲು ಸಾಧ್ಯವಿಲ್ಲ. ಏಕೆಂದರೆ ಕೆಲವೊಮ್ಮೆ ಇದು ಸಾಂಸ್ಕೃತಿಕ ಮತ್ತು ನೈತಿಕ ಅನಿವಾರ್ಯತೆಯಾಗಿ ಮಾರ್ಪಡುತ್ತದೆ. ಕುರ್ಆನಿನಲ್ಲಿ ಅದನ್ನು ಅತ್ಯಂತ ಸ್ಪಷ್ಟವಾದ ಭಾಷೆಯಲ್ಲಿ ಧರ್ಮಸಮ್ಮತವನ್ನೆಲೆಗೊಂಡಿದೆ. ಕುರ್ಆನ್ ಅದನ್ನು ಕೊನೆಗೊಳಿಸಬಯಸುತ್ತದೆ ಎಂದು ಊಹಿಸಲು ಅದನ್ನು ಖಂಡಿಸುತ್ತಾ ಸೂಚ್ಯವಾಗಿಯೂ ಯಾವುದೇ ಮಾತನ್ನು ಹೇಳಲಾಗಿಲ್ಲ.</p> <p>3. ಅರ್ಥಾತ್- ದಾಸಿಯರು. ಅಂದರೆ ಯುದ್ಧದಲ್ಲಿ ಸೆರೆಹಿಡಿಯಲ್ಪಟ್ಟ ನಂತರ ಯುದ್ಧ ಕೈದಿಗಳ ವಿನಿಮಯವಾಗದಿದ್ದಾಗ ಸರ್ಕಾರದ ವತಿಯಿಂದ ಜನರ ಮಧ್ಯೆ ವಿತರಿಸಲ್ಪಟ್ಟ ಮಹಿಳೆಯರು.</p> <p>4. ಅರ್ಥಾತ್- ಅವರು ಪ್ರೌಢಾವಸ್ಥೆಗೆ ಕಾಲಿರಿಸುತ್ತಿರುವ ಹಂತದಲ್ಲಿ ಅವರಲ್ಲಿ ಬೌದ್ಧಿಕ ಬೆಳವಣಿಗೆ ಎಷ್ಟರ ಮಟ್ಟಿಗಿದೆ, ತಮ್ಮ ವ್ಯವಹಾರಗಳನ್ನು ಸ್ವತಃ ನಿರ್ವಹಿಸುವ ಅರ್ಹತೆ ಅವರಲ್ಲಿ ಯಾವ ಮಟ್ಟದಲ್ಲಿ ಕಂಡು ಬರುತ್ತಿದೆ ಎಂಬುದನ್ನು ನೋಡುತ್ತಿರಿ.</p>	

ಅವನು ಬಡವನಾಗಿದ್ದರೆ ನ್ಯಾಯೋಚಿತ ರೀತಿಯಿಂದ ತಿನ್ನಲಿ.⁵ ಅನಂತರ ಅವರ ಸಂಪತ್ತನ್ನು ಅವರಿಗೆ ಒಪ್ಪಿಸುವಾಗ ಜನರನ್ನು ಸಾಕ್ಷಿಯಾಗಿರಿಸಿಕೊಳ್ಳಿರಿ. ಲೆಕ್ಕ ಪರಿಶೋಧನೆ ನಡೆಸಲು ಅಲ್ಲಾಹ್ ಸಾಕು.

إِلَيْهِمْ أَمْوَالُهُمْ فَأَشْهَدُوا عَلَيْهِمْ وَكَفَى
بِاللَّهِ حَسِيبًا ①

7. ಮಾತಾಪಿತರೂ ಆಪ್ತ ಬಂಧುಗಳೂ ಬಿಟ್ಟು ಹೋದ ಸಂಪತ್ತಿನಲ್ಲಿ ಪುರುಷರಿಗೆ ಪಾಲಿದೆ. ಮಾತಾಪಿತರೂ ಆಪ್ತ ಬಂಧುಗಳೂ ಬಿಟ್ಟು ಹೋದ ಸಂಪತ್ತಿನಲ್ಲಿ ಸ್ತ್ರೀಯರಿಗೂ ಪಾಲಿದೆ. ಕಡಿಮೆ ಇರಲಿ ಅಥವಾ ಹೆಚ್ಚಿರಲಿ ಈ ಪಾಲು (ಅಲ್ಲಾಹನ ಕಡೆಯಿಂದ) ನಿಶ್ಚಿತವಾಗಿದೆ.

لِلرِّجَالِ نَصِيبٌ مِّمَّا تَرَكَ الْوَالِدَانِ
وَ الْآقْرَبُونَ وَلِلنِّسَاءِ نَصِيبٌ مِّمَّا تَرَكَ
الْوَالِدَانِ وَالْآقْرَبُونَ مِمَّا قَلَّ مِنْهُ
أَوْ كَثُرَ نَصِيبًا مَّفْرُوضًا ②

8. ಪಾಲಾಗುವ ಸಂದರ್ಭದಲ್ಲಿ (ಹಕ್ಕುದಾರರಲ್ಲದ) ಸಂಬಂಧಿಕರು, ಅನಾಥರು ಮತ್ತು ನಿರ್ಗತಿಕರು ಬಂದರೆ ಅವರಿಗೂ ಏನಾದರೂ ಕೊಡಿರಿ. ಅವರೊಡನೆ ಸೌಜನ್ಯದ ಮಾತುಗಳನ್ನಾಡಿರಿ.

وَإِذَا حَضَرَ الْقِسْمَةَ أُولُو الْقُرْبَىٰ وَالْيَتَامَىٰ
وَالْمَسْكِينُ فَأَسْرِؤْهُمْ مِنْهُ وَقُولُوا
لَهُمْ قَوْلًا مَّعْرُوفًا ③

9. ತಾವು ಸ್ವತಃ ಅಸಹಾಯಕ ಮಕ್ಕಳನ್ನು ಬಿಟ್ಟು ಮರಣ ಹೊಂದುತ್ತಿದ್ದರೆ ಆಗ ತಮ್ಮ ಮಕ್ಕಳ ಬಗ್ಗೆ ತಮಗೆಷ್ಟು ಕಾಳಜಿ ಯುಂಟಾಗುತ್ತಿತ್ತೆಂಬುದನ್ನು ಎಣಿಸಿಕೊಂಡು ಜನರು ಭಯಪಡ ಬೇಕು. ಆದುದರಿಂದ ಅವರು ಅಲ್ಲಾಹನನ್ನು ಭಯಪಟ್ಟು ಸರಿಯಾದ ಮಾತನ್ನೇ ಆಡಲಿ.

وَلْيَخْشَ الَّذِينَ لَوْ تَرَكَوْا مِنْ خَلْفِهِمْ
ذُرِّيَّةً ضِعْفًا خَافُوا عَلَيْهِمْ فَلْيَتَّقُوا
اللَّهَ وَلْيَقُولُوا قَوْلًا سَدِيدًا ④

10. ಅನಾಥರ ಸೊತ್ತನ್ನು ಅಕ್ರಮವಾಗಿ ಕಬಳಿಸುವವರು ವಾಸ್ತವದಲ್ಲಿ ತಮ್ಮ ಹೊಟ್ಟೆಯನ್ನು ನರಕಾಗ್ನಿಯಿಂದ ತುಂಬುತ್ತಾರೆ ಮತ್ತು ನಿಶ್ಚಯವಾಗಿಯೂ ಅವರು ಜ್ವಲಿಸುವ ನರಕಾಗ್ನಿಯಲ್ಲಿ ತಳ್ಳಲ್ಪಡುವರು.

إِنَّ الَّذِينَ يَأْكُلُونَ أَمْوَالَ الْيَتَامَىٰ
إِثْمًا يَأْكُلُونَ فِي بُطُونِهِمْ نَارًا ⑤
وَ سَيَصْلُونَ سَعِيرًا ⑥

5. ಅರ್ಥಾತ್- ಪ್ರತಿಯೊಬ್ಬ ನಿಷ್ಪಕ್ಷಪಾತಿ ವ್ಯಕ್ತಿಗೂ ಸರಿಯೆನಿಸುವ ರೀತಿಯಲ್ಲಿ ತನ್ನ ಸೇವೆಗೆ ಅವನು ಪ್ರತಿಫಲ ಪಡೆಯಲಿ. ಅದನ್ನೂ ಗೋಪ್ಯವಾಗಿ ಪಡೆಯುವ ಬದಲು ನಿಗದಿತ ರೂಪದಲ್ಲಿ ಬಹಿರಂಗವಾಗಿ ಪಡೆಯಲಿ ಮತ್ತು ಅದರ ಲೆಕ್ಕವಿಡಲಿ.

6. ಈ ಸೂಕ್ತದ ಮೂಲಕ ಸ್ಪಷ್ಟವಾಗಿ ಐದು ಆದೇಶಗಳನ್ನು ಕೊಡಲಾಗಿದೆ. ಮೊದಲನೆಯದಾಗಿ ವಾರೀಸು ಸೊತ್ತಿಗೆ ಪುರುಷರು ಮಾತ್ರ ಹಕ್ಕುದಾರರಲ್ಲ ಮಹಿಳೆಯರಿಗೂ ಅದರಲ್ಲಿ ಹಕ್ಕಿದೆ. ಎರಡನೆಯದಾಗಿ ವಾರೀಸು ಸೊತ್ತು ಎಷ್ಟೇ ಚಿಕ್ಕ ಪ್ರಮಾಣದ್ದಾಗಿದ್ದರೂ ಅದು ವಿತರಿಸಲ್ಪಡಬೇಕು. ಮೂರನೆಯದಾಗಿ ಈ ಸೂಕ್ತದಲ್ಲಿ ಮೃತ ವ್ಯಕ್ತಿಯು ಬಿಟ್ಟು ಹೋದ ಒಟ್ಟು ಆಸ್ತಿಯು ವಿತರಣೆಯಾಗಬೇಕು ಎನ್ನಲಾಗಿದೆ. ಸ್ವಿರಾಸ್ತಿ ಮತ್ತು ಚರಾಸ್ತಿ ಕೃಷಿಗೆ ಸಂಬಂಧಿಸಿದ ಮತ್ತು ಕೃಷ್ಣೇತರ, ಪಿತ್ರಾರ್ಜಿತ ಮತ್ತು ಸ್ವಯಮಾರ್ಜಿತ ಎಂಬ ಭೇದವನ್ನು ಇದರಲ್ಲಿ ಕಲ್ಪಿಸಲಾಗಿಲ್ಲ. ನಾಲ್ಕನೆಯದಾಗಿ ಆಸ್ತಿಯನ್ನು ಹೊಂದಿರುವವನ ಜೀವನಾವಸ್ಥೆಯಲ್ಲಿ ವಾರೀಸು ಹಕ್ಕಿನ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅವನು ತನ್ನ ಹಿಂದೆ ಆಸ್ತಿಯನ್ನು ಬಿಟ್ಟು ನಿಧನನಾದಾಗ ಮಾತ್ರ ವಾರೀಸುದಾರಿಕೆಯ ಪ್ರಶ್ನೆ ಉದ್ಭವಿಸುತ್ತದೆ. ಐದನೆಯದಾಗಿ ಹತ್ತಿರದ ಸಂಬಂಧಿಕರ ಉಪಸ್ಥಿತಿಯಲ್ಲಿ ದೂರದ ಸಂಬಂಧಿಕರು ವಾರೀಸು ಸೊತ್ತನ್ನು ಪಡೆಯಲಾರರು ಎಂಬ ನಿಯಮವೂ ಇದರಿಂದ ವ್ಯಕ್ತವಾಗುತ್ತದೆ. ಸೂಕ್ತ 11ರ ಕೊನೆಯ ಭಾಗದಲ್ಲಿ ಮತ್ತು 33ನೇ ಸೂಕ್ತದಲ್ಲಿ ಈ ನಿಯಮವನ್ನೇ ಮತ್ತಷ್ಟು ವಿವರಿಸಲಾಗಿದೆ.

11. ಅಲ್ಲಾಹನು ನಿಮ್ಮ ಮಕ್ಕಳ ಬಗ್ಗೆ ನಿಮಗೆ ಹೀಗೆ ಆದೇಶವನ್ನೀಯುತ್ತಾನೆ; ಪುರುಷನಿಗೆ, ಇಬ್ಬರು ಸ್ತ್ರೀಯರಿಗೆ ಸಮಾನವಾದ ಪಾಲಿದೆ.⁷ (ಮೃತನ ಉತ್ತರಾಧಿಕಾರಿಗಳಾಗಿ) ಇಬ್ಬರಿಗಿಂತ ಹೆಚ್ಚು ಮಂದಿ ಪುತ್ರಿಯರಿದ್ದರೆ ಅವರಿಗೆ ಉತ್ತರಾಧಿಕಾರದ ಸೊತ್ತಿನಿಂದ ಮೂರನೆಯ ಎರಡಂಶ ಕೊಡಲಾಗುವುದು* ಮತ್ತು ಒಬ್ಬಳೇ ಮಗಳಿದ್ದರೆ ಅವಳಿಗೆ ಅರ್ಧಾಂಶ. ಮೃತನು ಮಕ್ಕಳಿದ್ದವನಾಗಿದ್ದರೆ ಮಾತಾಪಿತರಲ್ಲಿ ಪ್ರತಿಯೊಬ್ಬರಿಗೂ ಸೊತ್ತಿನ ಆರನೆಯ ಒಂದಂಶ ಸಿಗಬೇಕು.⁹ ಅವನು ಮಕ್ಕಳಿಲ್ಲದವನಾಗಿದ್ದು ಮಾತಾಪಿತರೇ ಅವನ ವಾರೀಸುದಾರರಾಗಿರುವಾಗ ತಾಯಿಗೆ ಮೂರನೆಯ ಒಂದಂಶ ಕೊಡಬೇಕು.¹⁰ ಮೃತನಿಗೆ ಸಹೋದರ ಸಹೋದರಿಯರೂ ಇದ್ದರೆ, ತಾಯಿಯು ಆರನೆಯ ಒಂದಂಶಕ್ಕೆ ಹಕ್ಕುದಾರಳಾಗುವಳು.¹¹ ಮೃತನು ಮಾಡಿದ 'ವಸಿಯ್ಯತ್' (ಉಯಿಲು) ಪೂರ್ತಿಗೊಳಿಸಿದ ಮತ್ತು ಅವನ ಮೇಲಿರುವ ಸಾಲಗಳ ಸಂದಾಯ ಆದ ಅನಂತರವೇ¹² (ಈ ಪಾಲುಗಳನ್ನು ಹಂಚಲಾಗುವುದು). ನಿಮ್ಮ ಮಾತಾಪಿತರ ಮತ್ತು ಮಕ್ಕಳ ಪೈಕಿ

يُؤْتِيكُمُ اللَّهُ فِي أَوْلَادِكُمُ لِلذَّكَرِ مِثْلُ
حِظِّ الْأُنثَيَيْنِ فَإِنْ كُنَّ نِسَاءً فَوْقَ
اثنَيْنِ فَلهُنَّ ثُلُثًا مَّا تَرَكَ وَإِنْ كَانَتْ
وَاحِدَةً فَلهَا النِّصْفُ وَلَا بَوَاقِيَهُ لِكُلِّ
وَاحِدٍ مِّمَّاهُمَا السُّدُسُ مِمَّا تَرَكَ إِنْ
كَانَ لَهُ وَكَوْنُ لَمْ يَكُنْ لَهُ وَلَدٌ وَ
وَرِثَتَهُ أَبُوهُ فَلِأُمِّهِ الثُّلُثُ فَإِنْ كَانَ
لَهُ إِخْوَةٌ فَلِأُمِّهِ السُّدُسُ مِنْ بَعْدِ
وَصِيَّتِ يُوْصِي بِهَا أَوْ دَيْنٍ أَوْ كُفْرٍ
وَإِنْ كُنْتُمْ لَا تَدْرُونَ أَيُّهُمُ أَقْرَبُ لَكُمْ

7. ಕೌಟುಂಬಿಕ ಜೀವನದಲ್ಲಿ ಪುರುಷನಿಗೆ ಶರೀಅತ್ ಹೆಚ್ಚು ಆರ್ಥಿಕ ಜವಾಬ್ದಾರಿಗಳನ್ನು ನೀಡಿದೆ ಮತ್ತು ಸ್ತ್ರೀಯನ್ನು ಅನೇಕ ಆರ್ಥಿಕ ಜವಾಬ್ದಾರಿಗಳಿಂದ ಮುಕ್ತಗೊಳಿಸಿದೆ. ಆದ್ದರಿಂದ ಮಹಿಳೆಗೆ ಆಸ್ತಿಯಲ್ಲಿ ಪುರುಷನಿಗಿಂತ ಕಡಿಮೆ ಪಾಲಿರುವುದು ನ್ಯಾಯದ ಬೇಡಿಕೆಯೂ ಆಗಿದೆ.
8. ಎರಡು ಹೆಣ್ಣುಗಳಿದ್ದರೂ ಈ ಆದೇಶ ಅನ್ವಯವಾಗುತ್ತದೆ. ಅರ್ಧಾಂಶ- ಒಬ್ಬನಿಗೆ ವಾರೀಸುದಾರನಾಗಿ ಯಾವುದೇ ಪುತ್ರ ಸಂತಾನವಿಲ್ಲದೆ, ಪುತ್ರಿಯರು ಮಾತ್ರವಿದ್ದರೆ, ಅವರ ಸಂಖ್ಯೆ ಎರಡು ಅಥವಾ ಅದಕ್ಕಿಂತ ಹೆಚ್ಚಿದ್ದರೂ, ಅವನು ಬಿಟ್ಟು ಆಸ್ತಿಯ ಮೂರನೇ ಎರಡು ($\frac{2}{3}$) ಭಾಗವನ್ನು ಪುತ್ರಿಯರಲ್ಲಿ ವಿತರಿಸಲಾಗುವುದು. ಉಳಿದ ಮೂರನೇ ಒಂದು ($\frac{1}{3}$) ಭಾಗವನ್ನು ಇತರ ವಾರೀಸುದಾರರಿಗೆ ಕೊಡಲಾಗುವುದು. ಆದರೆ ಮೃತನಿಗೆ ಒಬ್ಬನೇ ಪುತ್ರನಿದ್ದು ಇತರ ವಾರೀಸುದಾರರಿಲ್ಲದಿದ್ದರೆ ಅವನು ಸಮಸ್ತ ಆಸ್ತಿಯ ವಾರೀಸುದಾರನಾಗುವನು ಎಂಬ ಬಗ್ಗೆ ಒಮ್ಮತಾಭಿಪ್ರಾಯವಿದೆ. ಇತರ ವಾರೀಸುದಾರರು ಇದ್ದ ಪಕ್ಷದಲ್ಲಿ ಅವರಿಗೆ ಸಲ್ಲಬೇಕಾದ ಅಂಶವನ್ನು ಬಿಟ್ಟು ಉಳಿದ ಆಸ್ತಿ ಎಲ್ಲ ಅವನಿಗೆ ದೊರೆಯುವುದು.
9. ಅರ್ಧಾಂಶ- ಮೃತನಿಗೆ ಮಕ್ಕಳಿದ್ದರೆ ಅವನ ಮಾತಾಪಿತರಲ್ಲಿ ಪ್ರತಿಯೊಬ್ಬರೂ ಆಸ್ತಿಯ ಆರನೇ ಒಂದು ಭಾಗ($\frac{1}{6}$)ವನ್ನು ಪಡೆಯುವರು. ಮೃತನ ವಾರೀಸುದಾರರಾಗಿ ಬರೇ ಪುತ್ರಿಯರು, ಬರೇ ಪುತ್ರರು, ಪುತ್ರ-ಪುತ್ರಿಯರಿಬ್ಬರೂ ಅಥವಾ ಒಬ್ಬನೇ ಪುತ್ರ ಯಾ ಪುತ್ರಿಯಿದ್ದರೂ ಸರಿಯೇ. ಉಳಿದ ಮೂರನೇ ಎರಡು ($\frac{2}{3}$) ಭಾಗದಲ್ಲಿ ಇತರ ವಾರೀಸುದಾರರು ಪಾಲು ಪಡೆಯುವರು.
10. ಮಾತಾಪಿತರ ಹೊರತು ಬೇರಾರೂ ವಾರೀಸುದಾರರಿಲ್ಲದಿದ್ದರೆ ಉಳಿದ ಮೂರನೇ ಎರಡು ($\frac{2}{3}$) ಭಾಗ ತಂದೆಗೆ ಸಿಗುವುದು. ಅನ್ಯಥಾ ತಂದೆ ಮತ್ತು ಇತರ ವಾರೀಸುದಾರರು ಅದರಲ್ಲಿ ಭಾಗಿಗಳಾಗುವರು.
11. ಮೃತನಿಗೆ ಸೋದರ ಸೋದರಿಯರಿದ್ದರೆ ತಾಯಿಯ ಪಾಲು ಮೂರನೇ ಒಂದು ($\frac{1}{3}$) ಭಾಗದ ಬದಲಿಗೆ ಆರನೇ ಒಂದು ($\frac{1}{6}$) ಭಾಗವಾಗುವುದು. ಹೀಗೆ ತಾಯಿಯ ಪಾಲಿನಿಂದ ಪಡೆಯಲಾದ ಆರನೇ ಒಂದು ($\frac{1}{6}$) ಭಾಗವನ್ನು ತಂದೆಯ ಪಾಲಿಗೆ ಸೇರಿಸಲಾಗುವುದು. ಏಕೆಂದರೆ ಇಂತಹ ಸಂದರ್ಭದಲ್ಲಿ ತಂದೆಯ ಮೇಲೆ ಹೆಚ್ಚಿನ ಹೊಣೆಗಾರಿಕೆಗಳಿರುವುದು. ಮೃತನ ತಂದೆ ತಾಯಂದಿರು ಜೀವಂತವಿದ್ದರೆ ಅವನ ಸೋದರ-ಸೋದರಿಯರಿಗೆ ಪಾಲಿರುವುದಿಲ್ಲವೆಂಬುದು ಗಮನಾರ್ಹ.
12. ಇಲ್ಲಿ ವಸಿಯ್ಯತ್‌ನ ಪ್ರಸ್ತಾಪವನ್ನು ಸಾಲಕ್ಕಿಂತ ಮೊದಲು ಮಾಡಲಾಗಿದ್ದರೂ ಸಾಲಕ್ಕೆ, ವಸಿಯ್ಯತ್‌ಗಿಂತ ಹೆಚ್ಚಿನ ಆದ್ಯತೆ ಇದೆ ಎಂಬುದರ ಬಗ್ಗೆ ಒಮ್ಮತಾಭಿಪ್ರಾಯವಿದೆ. ಅರ್ಧಾಂಶ- ಮೃತನಿಗೆ ಸಾಲವಿದ್ದರೆ ಮೊಟ್ಟ ಮೊದಲು ಅವನ ಆಸ್ತಿಯಿಂದ ಅದನ್ನು ನೀಡಲಾಗುವುದು. ಅನಂತರ ವಸಿಯ್ಯತ್‌ನ್ನು ಈಡೇರಿಸಲಾಗುವುದು. ತದನಂತರ ಆಸ್ತಿಯ ವಿಂಗಡನೆ ನಡೆಯುವುದು.

ನಿಮಗೆ ಪ್ರಯೋಜನದ ದೃಷ್ಟಿಯಿಂದ ಯಾರು ಸಮೀಪದವರೆಂಬುದು ನಿಮಗೆ ತಿಳಿಯದು. ಅಲ್ಲಾಹನು ನಿಶ್ಚಯಿಸಿದ ಪಾಲುಗಳಿವು. ನಿಶ್ಚಯವಾಗಿಯೂ ಅಲ್ಲಾಹನು ಸಕಲವನ್ನು ಬಲ್ಲವನೂ ಮಹಾ ಯುಕ್ತಿಪೂರ್ಣನೂ ಆಗಿರುತ್ತಾನೆ.

12. ನಿಮ್ಮ ಪತ್ನಿಯರು ಮಕ್ಕಳಿಲ್ಲದವರಾಗಿದ್ದರೆ ಅವರು ಬಿಟ್ಟು ಹೋದುದರಲ್ಲಿ ಅರ್ಧಾಂಶ ನಿಮಗೆ ಸಿಗುವುದು. ಮಕ್ಕಳಿದ್ದರೆ ಅವರು ಮಾಡಿದ್ದ ವಸಿಯನ್ನು ಈಡೇರಿಸಿದ ಮತ್ತು ಸಾಲಗಳನ್ನು ಪಾವತಿ ಮಾಡಿದ ಬಳಿಕ ಉಳಿಯುವ ಸೊತ್ತಿನ ನಾಲ್ಕನೆಯ ಒಂದಂಶ ನಿಮ್ಮದು. ನೀವು ಮಕ್ಕಳಿಲ್ಲದವರಾಗಿದ್ದರೆ ನೀವು ಬಿಟ್ಟುಹೋದ ಸೊತ್ತಿನ ಕಾಲಂಶಕ್ಕೆ ಅವರು ಹಕ್ಕುದಾರರಾಗುವರು. ಮಕ್ಕಳಿದ್ದರೆ ನೀವು ಮಾಡಿದ್ದ ವಸಿಯುತ್ ಮತ್ತು ಸಾಲಗಳ ಪಾವತಿಯಾದ ಬಳಿಕ ಉಳಿಯುವ ಸೊತ್ತಿನ ಎಂಟನೆಯ ಒಂದಂಶ ಅವರದಾಗುವುದು.¹³ (ವಾರೀಸುದಾರರೊಳಗೆ ಪಾಲಾಗತಕ್ಕ ಸೊತ್ತನ್ನು ಬಿಟ್ಟುಹೋದ) ಪುರುಷನಾಗಲಿ, ಸ್ತ್ರೀಯಾಗಲಿ ಮಕ್ಕಳಿಲ್ಲದವರಾಗಿದ್ದು ಅವರ ಮಾತಾಪಿತರೂ ಜೀವಂತರಾಗಿದ್ದಿದ್ದು ಅವರಿಗೆ ಒಬ್ಬ ಸಹೋದರ ಅಥವಾ ಒಬ್ಬ ಸಹೋದರಿ ಇದ್ದರೆ, ಅವರಲ್ಲಿ ಪ್ರತಿಯೊಬ್ಬರಿಗೆ ಆರನೆಯ ಒಂದಂಶ ಸಿಗುವುದು ಮತ್ತು ಸಹೋದರ ಸಹೋದರಿಯರು ಒಬ್ಬರಿಗಿಂತ ಅಧಿಕ ಸಂಖ್ಯೆಯಲ್ಲಿದ್ದರೆ, ಮೃತರು ಮಾಡಿದ್ದ ಹಾನಿಕಾರಕವಲ್ಲದ¹⁴ ವಸಿಯನ್ನು ಈಡೇರಿಸಿದ ಮತ್ತು ಸಾಲಗಳನ್ನು ಪಾವತಿ ಮಾಡಿದ ಬಳಿಕ ಉಳಿಯುವ ಒಟ್ಟು ಸೊತ್ತಿನ ಮೂರನೆಯ ಒಂದಂಶದಲ್ಲಿ ಅವರೆಲ್ಲರೂ ಭಾಗಿಗಳಾಗುವರು.¹⁵ ಇವು ಅಲ್ಲಾಹನ ಅಪ್ಪಣೆಗಳು ಮತ್ತು ಅಲ್ಲಾಹನು ಸರ್ವಜ್ಞನೂ ಸಹನಶೀಲನೂ ಆಗಿರುತ್ತಾನೆ.

نَفَعًا كَرِيْمًا مِّنَ اللّٰهِ اِنَّ اللّٰهَ كَانَ عَلِيْمًا حَكِيْمًا ﴿١١﴾

وَلَكُمْ نِصْفُ مَا تَرَكَ اَزْوَاجُكُمْ اِنْ لَّمْ يَكُنْ لَّهُنَّ وَكْدٌ فَاِنْ كَانَ لَهُنَّ وَكْدٌ فَلَكُمْ الرُّبْعُ مِمَّا تَرَكَنَّ مِنْ بَعْدِ وَصِيَّتِ يُوْصِيْنَ بِهَا اَوْ دِيْنٍ وَلَهُنَّ الرُّبْعُ مِمَّا تَرَكَنَّ اِنْ لَّمْ يَكُنْ لَكُمْ وَكْدٌ فَاِنْ كَانَ لَكُمْ وَكْدٌ فَلَهُنَّ الشُّنُّنُ مِمَّا تَرَكَنَّ مِنْ بَعْدِ وَصِيَّتِ تُوْصَوْنَ بِهَا اَوْ دِيْنٍ وَاِنْ كَانَ رَجُلٌ يُؤْرَثُ كَلَلَةً اَوْ اِمْرَاةٌ وَاَلَةٌ اَوْ اُخْتٌ فَيَكُلُّ وَاِحِدٌ مِّنْهُمَا الشُّدُسَ فَاِنْ كَانُوْا اَكْثَرَ مِنْ ذٰلِكَ فَهُمْ شُرَكَاءُ فِي التُّلْثِ مِنْ بَعْدِ وَصِيَّتِ يُوْطَى بِهَا اَوْ دِيْنٍ غَيْرِ مُمَآئِرٍ وَصِيَّةٌ مِّنَ اللّٰهِ وَاللّٰهُ عَلِيْمٌ حَلِيْمٌ ﴿١٢﴾

13. ಅರ್ಧಾಂಶ- ಒಬ್ಬಳೇ ಪತ್ನಿಯಿದ್ದರೂ, ಅನೇಕ ಪತ್ನಿಯಿದ್ದರೂ ಸಂತಾನವಿದ್ದರೆ ಅವರ ಪಾಲಿಗೆ ಎಂಟನೇ ಒಂದು (1/4) ಭಾಗವಿರುವುದು. ಸಂತಾನವಿಲ್ಲದಿದ್ದರೆ ಅವರು ನಾಲ್ಕನೇ ಒಂದು (1/4) ಭಾಗವನ್ನು ಪಡೆಯಲು ಅರ್ಹರಾಗುವರು. ಎಂಟನೇ ಒಂದು (1/4) ಅಥವಾ ನಾಲ್ಕನೇ ಒಂದು (1/4) ಭಾಗದ ಆಸ್ತಿಯಲ್ಲಿ ಎಲ್ಲ ಪತ್ನಿಯರಿಗೂ ಸಮಪಾಲಿರುವುದು.
14. ಹಾನಿಕಾರಕವಾದ ವಸಿಯುತ್ ಎಂದರೆ ಪಾಲನ್ನು ಪಡೆಯಲು ಬಾಧ್ಯಸ್ಥರಾದ ಸಂಬಂಧಿಕರ ಹಕ್ಕುಗಳು ವಂಚಿಸಲ್ಪಡುವಂತಹ ವಸಿಯುತ್ ಆಗಿದೆ. ಹಾನಿಕಾರಕವಾದ ಸಾಲವೆಂದರೆ ಹಕ್ಕುದಾರರನ್ನು ವಂಚಿಸಲಿಕ್ಕಾಗಿಯೇ ವಿನಾಕಾರಣ ವ್ಯಕ್ತಿ ತಾನು ಪಡೆಯದ ಸಾಲವನ್ನು ಪಡೆದಿದ್ದೇನೆನ್ನುವುದಾಗಿದೆ. ಅಥವಾ ಹಕ್ಕುದಾರರನ್ನು ಆಸ್ತಿಯಿಂದ ವಂಚಿತಗೊಳಿಸುವ ಉದ್ದೇಶದಿಂದ ಸಾಲದ ಕುತಂತ್ರ ಹೂಡುವುದಾಗಿದೆ.
15. ಈ ಸೂಕ್ತದಲ್ಲಿರುವ ಸೋದರ ಸೋದರಿಯರ ಪ್ರಸ್ತಾಪ ಏಕೋದರ ಸೋದರ ಸೋದರಿಯರ ಅರ್ಧಾಂಶ ತಂದೆ ಬೇರೆಯಾದರೂ ಒಂದೇ ತಾಯಿಯ ಗರ್ಭದಲ್ಲಿ ಜನಿಸಿದ ಸೋದರ-ಸೋದರಿಯರ ಕಡೆಗಿದೆ. ಈ ಬಗ್ಗೆ ವ್ಯಾಖ್ಯಾನಕಾರರಲ್ಲಿ ಒಮ್ಮತಾಭಿಪ್ರಾಯವಿದೆ. ಒಡಹುಟ್ಟಿದ ಸೋದರ-ಸೋದರಿಯರು ಮತ್ತು ತಂದೆಯ ಮೂಲಕ ಮೃತನಿಗೆ ಸಂಬಂಧವಿರುವ ಮಲ ಸೋದರ ಸೋದರಿಯರ ಕುರಿತು ಈ ಅಧ್ಯಾಯದ ಕೊನೆಯ ಸೂಕ್ತದಲ್ಲಿ ವಿವರಿಸಲಾಗಿದೆ.

13. ಇವು ಅಲ್ಲಾಹನು ನಿಶ್ಚಯಿಸಿದ ಮೇರೆಗಳು. ಅಲ್ಲಾಹನ ಮತ್ತು ಅವನ ಸಂದೇಶವಾಹಕರ ಅನುಸರಣೆ ಮಾಡುವವನಿಗೆ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಅಲ್ಲಾಹನು ಪ್ರವೇಶ ಕೊಡುವನು. ಅವನು ಆ ಸ್ವರ್ಗೋದ್ಯಾನಗಳಲ್ಲಿ ಸದಾ ವಾಸಿಸುತ್ತಿರುವನು ಮತ್ತು ಇದೇ ಅಮೋಘ ವಿಜಯವಾಗಿದೆ.

تِلْكَ حُدُودُ اللَّهِ وَمَنْ يُطِيعِ اللَّهَ وَرَسُولَهُ
يُدْخِلْهُ جَنَّاتٍ تَجْرِي مِنْ تَحْتِهَا الْأَنْهَارُ
خَالِدِينَ فِيهَا ۗ وَذَلِكَ الْفَوْزُ الْعَظِيمُ ۝

14. ಅಲ್ಲಾಹನ ಹಾಗೂ ಅವನ ಸಂದೇಶವಾಹಕರ ಆಚ್ಛೋಲ್ನಂಘನೆ ಮಾಡುವವನನ್ನು ಮತ್ತು ಅವನು ನಿರ್ಣಯಿಸಿ ಕೊಟ್ಟ ಮೇರೆಗಳನ್ನು ಮೀರುವವನನ್ನು ಅಲ್ಲಾಹನು ನರಕಾಗ್ನಿಗೆ ತಳ್ಳುವನು. ಅದರಲ್ಲಿ ಅವನು ಸದಾಕಾಲವಿರುವನು ಮತ್ತು ಅವನಿಗೆ ನಿಂದನಾತ್ಮಕ ಶಿಕ್ಷೆ ಇದೆ.

وَمَنْ يَعْصِ اللَّهَ وَرَسُولَهُ وَيَتَعَدَّ
حُدُودَهُ يُدْخِلْهُ نَارًا خَالِدًا فِيهَا
وَأُخْرَىٰ عَذَابٌ مُهِينٌ ۝

15. ನಿಮ್ಮ ಸ್ತ್ರೀಯರಲ್ಲಿ ಯಾರಾದರೂ ನೀಚವೃತ್ತಿ (ವ್ಯಭಿಚಾರ) ಎಸಗಿದರೆ ಅವರ ಬಗ್ಗೆ ನಿಮ್ಮಲ್ಲಿನ ನಾಲ್ವರ ಸಾಕ್ಷ್ಯ ಪಡೆಯಿರಿ. ನಾಲ್ವರು ಸಾಕ್ಷ್ಯ ಕೊಟ್ಟರೆ ಆ ಸ್ತ್ರೀಯರನ್ನು ಅವರ ಜೀವನ ಪರ್ಯಂತ ಅಥವಾ ಅಲ್ಲಾಹನು ಅವರಿಗೆ ಬೇರಾವುದಾದರೂ ದಾರಿ ತೆರೆಯುವ ತನಕ ಗೃಹ ಬಂಧನದಲ್ಲಿರಿಸಿರಿ.

وَالَّذِي يَأْتِيَنَّ الْفَاحِشَةَ مِنْ نِسَائِكُمْ
فَأَسْتَشْهِدُوا عَلَيْهِنَّ أَرْبَعَةً مِنْكُمْ فَإِنْ
شَهِدُوا فَاغْمِسُوهُنَّ فِي الْبُيُوتِ حَتَّىٰ
يَخْرُجْنَ الْمَوْتُ أَوْ يَجْعَلَ اللَّهُ
لَهُنَّ سَبِيلًا ۝

16. ನಿಮ್ಮ ಪೈಕಿ ಈ ಪಾಪಕಾರ್ಯವೆಸಗುವ ಈರ್ವರಿಗೂ ವೇದನೆ ಕೊಡಿರಿ. ಅವರು ಪಶ್ಚಾತ್ತಾಪ ಪಟ್ಟು ತಮ್ಮನ್ನು ಸುಧಾರಿಸಿ ಕೊಂಡರೆ ಅವರನ್ನು ಬಿಟ್ಟುಬಿಡಿರಿ. ಅಲ್ಲಾಹನು ಪಶ್ಚಾತ್ತಾಪವನ್ನು ಬಹಳವಾಗಿ ಸ್ವೀಕರಿಸುವವನೂ ಕರುಣಾನಿಧಿಯೂ ಆಗಿರುತ್ತಾನೆ.¹⁶

وَالَّذِينَ يَأْتِيَنَّهَا مِنْكُمْ فَادُّوهُمَا
فَإِنْ تَابَا وَأَصْلَحَا فَأَعْرَضُوا عَنْهُمَا
إِنَّ اللَّهَ كَانَ تَوَّابًا رَحِيمًا ۝

17. ಅವಿವೇಕದಿಂದ ಕೆಟ್ಟ ಕಾರ್ಯವೇನಾದರೂ ಎಸಗಿ ಅನಂತರ ಶೀಘ್ರವೇ ಪಶ್ಚಾತ್ತಾಪ ಪಟ್ಟು ಮರಳುವವರ ಪಶ್ಚಾತ್ತಾಪವನ್ನು ಮಾತ್ರ ಅಲ್ಲಾಹನಿಂದ ಸ್ವೀಕರಿಸಲ್ಪಡುವುದೆಂಬುದನ್ನು ತಿಳಿದಿರ ಬೇಕು. ಅಲ್ಲಾಹನು ಇಂತಹವರ ಮೇಲೆ ಪುನಃ ತನ್ನ ಕೃಪಾಕಟಾಕ್ಷ ಬೀರುತ್ತಾನೆ. ಅಲ್ಲಾಹನು ಸರ್ವಜ್ಞನೂ ಯುಕ್ತಪೂರ್ಣನೂ ಆಗಿರುತ್ತಾನೆ.

إِنَّمَا التَّوْبَةُ عَلَى اللَّهِ لِلَّذِينَ يَعْمَلُونَ
السُّوءَ بِجَهَالَةٍ ثُمَّ يَتُوبُونَ مِنْ قَرِيبٍ
فَأُولَٰئِكَ يَتُوبُ اللَّهُ عَلَيْهِمْ وَكَانَ
اللَّهُ عَلِيمًا حَكِيمًا ۝

18. ಆದರೆ, ಪಾಪಕಾರ್ಯಗಳನ್ನು ಮಾಡುತ್ತಲೇ ಇದ್ದು ಕೊನೆಗೆ ಮರಣವು ಆಸನ್ನವಾದಾಗ, ಈಗ ನಾನು ಪಶ್ಚಾತ್ತಾಪ ಪಟ್ಟೆ

وَلَيْسَتِ التَّوْبَةُ لِلَّذِينَ يَعْمَلُونَ السَّيِّئَاتِ
حَتَّىٰ إِذَا حَضَرَ أَحَدَهُمُ الْمَوْتُ قَالَ

16. ಇದು ವ್ಯಭಿಚಾರದ ಕುರಿತು ಮೊದಲ ಆದೇಶವಾಗಿದೆ. ಅನಂತರ ಸ್ತ್ರೀ ಪುರುಷರಿಬ್ಬರಿಗೂ ನೂರು ಕೊರಡೆ ಏಟುಗಳನ್ನು ಬಾರಿಸುವ ಆದೇಶ ಕೊಡಲಾಯಿತು.

ಎನ್ನುವವನಿಗೆ 'ಪಶ್ಚಾತ್ತಾಪ' ಇಲ್ಲ. ಅದೇ ರೀತಿಯಲ್ಲಿ ಕೊನೆಯುಸಿರಿನ ತನಕವೂ 'ಸತ್ಯನಿಷೇಧಿ'ಯಾಗಿರುವವರಿಗೂ 'ಪಶ್ಚಾತ್ತಾಪ' ಇಲ್ಲ. ಇಂತಹವರಿಗೆ ನಾವು ವೇದನಾಯುಕ್ತ ಶಿಕ್ಷೆಯನ್ನು ಸಿದ್ಧಗೊಳಿಸಿಟ್ಟಿರುವೆವು.

19. ಓ ಸತ್ಯವಿಶ್ವಾಸಿಗಳೇ, ನೀವು ಬಲಾತ್ಕಾರವಾಗಿ ಸ್ತ್ರೀಯರ ವಾರೀಸುದಾರರಾಗುವುದು ನಿಮಗೆ ಧರ್ಮಬದ್ಧವಲ್ಲ.¹⁷ ಅವರನ್ನು ಸತಾಯಿಸಿ, ನೀವು ಅವರಿಗೆ ಕೊಟ್ಟಿದ್ದ ವಿವಾಹಧನದ ಒಂದಂಶವನ್ನು ದಕ್ಕಿಸಿಕೊಳ್ಳಲು ಪ್ರಯತ್ನಿಸುವುದೂ ನಿಮಗೆ ಧರ್ಮಬದ್ಧವಲ್ಲ. ಆದರೆ, ಅವರು ಪ್ರತ್ಯಕ್ಷ ನೀಚಕಾರ್ಯ ವೆಸಗಿದಾಗ (ಅದರ ಹಕ್ಕು ನಿಮಗೆ ಇದ್ದೇ ಇದೆ.)¹⁸ ನೀವು ಅವರೊಂದಿಗೆ ಉತ್ತಮ ರೀತಿಯಿಂದ ಜೀವನ ನಡೆಸಿರಿ. ಅವರು ನಿಮಗೆ ಅಪ್ರಿಯರಾಗಿದ್ದರೆ ಒಂದು ವಸ್ತುವು ನಿಮಗೆ ಅಪ್ರಿಯ ವಾಗಿದ್ದರೂ ಅಲ್ಲಾಹನು ಅದರಲ್ಲೇ ಅತಿ ಹೆಚ್ಚು ಒಳಿತನ್ನಿರಿಸಿರಲೂ ಬಹುದು.

20. ಮತ್ತು ನೀವು ಓರ್ವ ಪತ್ನಿಯ ಸ್ಥಾನದಲ್ಲಿ ಇನ್ನೊರ್ವ ಪತ್ನಿಯನ್ನು ತರುವ ನಿರ್ಧಾರವನ್ನೇ ಮಾಡಿಕೊಂಡರೆ ಅವಳಿಗೆ ನೀವು (ಮೊದಲ ಪತ್ನಿಗೆ) ಸಂಪತ್ತಿನ ರಾಶಿಯನ್ನೇ ಕೊಟ್ಟಿದ್ದರೂ ಅದರಿಂದ ಲೇಶ ಮಾತ್ರವನ್ನೂ ಹಿಂದಕ್ಕೆ ಪಡೆಯಬಾರದು. ನೀವು ಸುಳ್ಳಾರೋಪ ಹೊರಿಸಿ ಮತ್ತು ಪ್ರತ್ಯಕ್ಷ ಅತಿರೇಕವೆಸಗಿ ಅದನ್ನು ಹಿಂದಕ್ಕೆ ಪಡೆಯುವಿರಾ?

21. ನೀವು ಪರಸ್ಪರ ರಸಾನಂದವನ್ನು ಸವಿದ ಬಳಿಕ ಹಾಗೂ ಅವರು ನಿಮ್ಮಿಂದ ಒಂದು ಪ್ರಬಲ ಕರಾರನ್ನು ಪಡೆದುಕೊಂಡ ಬಳಿಕ ನೀವು ಅದನ್ನು ಹಿಂದಕ್ಕೆ ಪಡೆಯುವುದಾದರೂ ಹೇಗೆ?

22. ನಿಮ್ಮ ಪಿತರು ವಿವಾಹ ಮಾಡಿಕೊಂಡಿದ್ದ ಸ್ತ್ರೀಯರನ್ನು ನೀವು ಎಂದೆಂದಿಗೂ ವಿವಾಹವಾಗಬೇಡಿರಿ. ಆದರೆ ಹಿಂದೆ ಆದುದು ಆಗಿಹೋಯಿತು.¹⁹ ವಾಸ್ತವದಲ್ಲಿ ಇದೊಂದು ಅಶ್ಲೀಲ ಕಾರ್ಯ,

إِنِّي تَبْتُ الظَّنَّ وَلَا الَّذِينَ يَمُوتُونَ
وَهُمْ كَفَّارٌ أُولَئِكَ أَعْتَدْنَا لَهُمْ
عَذَابًا أَلِيمًا ①

يَأْتِيهَا الَّذِينَ آمَنُوا لَا يَحِلُّ لَكُمْ أَنْ
تَرْتُوا النِّسَاءَ كَرِهًا وَلَا تَعْضُلُوهُنَّ
لِتَنْهَبُوا بِبَعْضِ مَا آتَيْنَهُنَّ إِلَّا أَنْ
يَأْتِيَنَّ بِفَاحِشَةٍ مُّبِينَةٍ وَعَاشِرُوهُنَّ
بِالْمَعْرُوفِ فَإِنْ كَرِهْتُمُوهُنَّ فَعَسَى أَنْ
تَكْرَهُوا شَيْئًا وَيَجْعَلَ اللَّهُ فِيهِ خَيْرًا كَثِيرًا ②

وَإِنْ أَرَدْتُمْ اسْتِبْدَالَ زَوْجٍ مَّكَانَ
زَوْجٍ لَوْ أَنِّي لَمُؤْتٍ لِحُلْمِهِمْ فَبَلَّغُوا
تَأْخُذًا وَمِنْهُ شَيْءٌ أَنْ تَأْخُذُوا بِهِ تَاءَنًا
وَإِشْمًا مُّبِينًا ③

وَكَيفَ تَأْخُذُونَ وَقَدْ أَقْضَى بَعْضُكُمْ إِلَى
بَعْضٍ وَأَخَذَنْ مِنْكُمْ مِيثَاقًا غَلِيظًا ④

وَلَا تَنْكِحُوا مَا نَكَحَ آبَاؤُكُمْ مِنَ النِّسَاءِ إِلَّا
مَا قَدْ سَلَفَ وَإِنْ كَانَ فَاحِشَةً

17. ಅರ್ಥಾತ್- ಪತಿಯ ನಿಧನಾನಂತರ ಅವನ ಕುಟುಂಬಸ್ಥರು ಅವನ ವಿಧವೆಯನ್ನು ಮೃತನ ಸೊತ್ತೆಂದು ಭಾವಿಸಿ ಅವಳ ಉತ್ತರಾಧಿಕಾರಿಯಾಗಿ ಬಿಡಬಾರದು. ಪತಿ ನಿಧನ ಹೊಂದಿದ ನಂತರ ಸ್ತ್ರೀ ಸ್ವತಂತ್ರಳು. 'ಇದ್ದತ್'ನ ಅವಧಿ ಮುಗಿದ ನಂತರ ಆಕೆ ತಾನಿಚ್ಛಿಸಿದಲ್ಲಿಗೆ ಹೋಗಬಹುದು ಮತ್ತು ತಾನಿಚ್ಛಿಸಿದವರನ್ನು ವಿವಾಹವಾಗಬಹುದು.

18. ಇದು ಸಂಪತ್ತನ್ನು ಕಬಳಿಸಲಿಕ್ಕಾಗಿಯಲ್ಲ, ಬದಲಾಗಿ ಆಕೆಯ ದುಷ್ಟತ್ವದ ಶಿಕ್ಷೆಯ ರೂಪದಲ್ಲಾಗಿದೆ.

19. ಅರ್ಥಾತ್- ಅಜ್ಞಾನ ಕಾಲದಲ್ಲಿ ತನ್ನ ಮಲತಾಯಿಯನ್ನು ವಿವಾಹವಾದವನು ಈ ಆದೇಶ ಬಂದ ನಂತರವೂ ಆಕೆಯನ್ನು ತನ್ನ ವಿವಾಹ ಬಂಧನದಲ್ಲಿ ಇರಿಸಬಹುದೆಂದು ಇದರ ಅರ್ಥವಲ್ಲ. ಮೊದಲು ಈ ರೀತಿ ವಿವಾಹ ಮಾಡಿಕೊಂಡಿರುವುದರಿಂದ ಆಗಿರುವ ಸಂತಾನ

ಅಪ್ಪಿಯ ಕಾರ್ಯ ಮತ್ತು ದುಷ್ಟ ಸಂಪ್ರದಾಯವಾಗಿದೆ.²⁰

وَمَقَاتٍ وَسَاءَ سَيِّئًا ﴿٢٠﴾

23. ನಿಮಗೆ ಈ ಸ್ತ್ರೀಯರು ವಿವಾಹಕ್ಕೆ ನಿಷಿದ್ಧರು:- ನಿಮ್ಮ ಮಾತೆಯರು,²¹ ಪುತ್ರಿಯರು,²² ಸಹೋದರಿಯರು,²³ ಸೋದರತ್ತೆಯರು, ತಾಯಿಯ ಸೋದರಿಯರು, ಸೋದರ ಪುತ್ರಿಯರು, ಸೋದರಿ ಪುತ್ರಿಯರು,²⁴ ನಿಮಗೆ ಮೊಲೆ ಹಾಲುಣಿಸಿದ ಸಾಕು ತಾಯಂದಿರು, ನಿಮ್ಮೊಂದಿಗೆ ಸ್ತನಪಾನ ಸಂಬಂಧವಿರುವ ಸೋದರಿಯರು,²⁵ ನಿಮ್ಮ ಪತ್ನಿಯರ ತಾಯಂದಿರು ನಿಮ್ಮ ಮಡಿಲಲ್ಲಿ ಪೋಷಣೆ ಪಡೆದಿರುವ ನಿಮ್ಮ ಪತ್ನಿಯ ಪುತ್ರಿಯರು,²⁶ ಯಾವ ಪತ್ನಿಯರೊಂದಿಗೆ ನೀವು ಸಂಭೋಗ ಮಾಡಿರುವಿರೋ ಅವರ ಪುತ್ರಿಯರು, ಆದರೆ (ಬರೇ ನಿಕಾಹ್ ಆಗಿದ್ದು) ನೀವು ಸಂಭೋಗ ಮಾಡಿದಿದ್ದರೆ (ಅವರನ್ನು ಬಿಟ್ಟು ಅವರ ಪುತ್ರಿಯರನ್ನು ವಿವಾಹ ಮಾಡಿಕೊಳ್ಳುವುದರಲ್ಲಿ) ದೋಷವಿಲ್ಲ. ನಿಮ್ಮ ಸ್ವಂತ ಪುತ್ರರ ಪತ್ನಿಯರೂ ನಿಮಗೆ ನಿಷಿದ್ಧ.²⁷ ಒಂದು ವಿವಾಹ ಬಂಧನದಲ್ಲಿ ಇಬ್ಬರೂ ಸಹೋದರಿಯನ್ನಿರಿಸಿ ಕೊಳ್ಳುವುದೂ ನಿಷಿದ್ಧವಾಗಿದೆ.²⁸ ಆದರೆ

حُرِّمَتْ عَلَيْكُمْ أُمَّهَاتُكُمْ وَأَخَوَاتُكُمْ
وَعُمَّاتُكُمْ وَخَالَاتُكُمْ وَبَنَاتُ الْأَخِ وَبَنَاتُ
الْأُخْتِ وَأُمَّهَاتُ النِّسَاءِ الَّذِينَ آرَضْتُمْ وَأَخَوَاتُكُمْ
مِنَ الرِّضَاعِ وَأُمَّهَاتُ نِسَائِكُمْ وَأَخَوَاتُكُمْ
الَّتِي فِي حُجُورِكُمْ مِمَّنْ نَسَأْتُمْ الَّتِي
دَخَلْتُمْ بِهِنَّ إِنْ لَمْ تَكُونُوا دَخَلْتُمْ
بِهِنَّ فَلَا جُنَاحَ عَلَيْكُمْ وَحَلَائِلُ
أَبْنَائِكُمُ الَّذِينَ مِنْ أَصْلَابِكُمْ وَأَنْ
تَجْعُوا بَيْنَ الْاِخْتَيْنِ إِلَّا مَا قَدْ سَلَفَ
إِنَّ اللَّهَ كَانَ غَفُورًا رَحِيمًا ﴿٢٠﴾

ಈ ಆದೇಶ ಬಂದ ನಂತರ ಚಾರಸಂತಾನವೆನಿಸಿಕೊಳ್ಳುವುದಿಲ್ಲ. ಅಂತೆಯೇ ಅವರು ತಮ್ಮ ಪಿತೃಜೀವ ಸೊತ್ತಿನಲ್ಲಿರುವ ಪಾಲಿನಿಂದಲೂ ವಂಚಿತರಾಗುವುದಿಲ್ಲವೆಂದು ಇದರ ಅರ್ಥವಾಗಿದೆ.

20. ಇಸ್ಲಾಮೀ ಕಾನೂನಿನ ಪ್ರಕಾರ ಇದೊಂದು ಕ್ರಿಮಿನಲ್ ಅಪರಾಧವಾಗಿದ್ದು ಪೊಲೀಸರು ಅದರಲ್ಲಿ ಹಸ್ತಕ್ಷೇಪ ನಡೆಸಬಹುದಾಗಿದೆ.
21. ಸ್ವಂತ ತಾಯಿ ಮತ್ತು ಮಲತಾಯಿಗಳಿಬ್ಬರೂ ತಾಯಿಯ ವ್ಯಾಖ್ಯೆಯಲ್ಲಿ ಬರುತ್ತಾರೆ. ಅಂತೆಯೇ ತಂದೆಯ ತಾಯಿ ಮತ್ತು ತಾಯಿಯ ತಾಯಿ ಕೂಡ.
22. ಪುತ್ರಿ ಎಂದರೆ ಅದರಲ್ಲಿ ಮಗನ ಮಗಳು ಮತ್ತು ಮಗಳ ಮಗಳೂ ಸೇರಿದ್ದಾಳೆ.
23. ಸೋದರಿ ಎಂದರೆ ಒಡಹುಟ್ಟಿದ ಸಹೋದರಿ, ಮಾತೃ ಸಂಬಂಧಿ ಸೋದರಿ ಮತ್ತು ಪಿತೃಸಂಬಂಧಿ ಸೋದರಿ ಮೂವರೂ ಈ ಆದೇಶಕ್ಕೆ ಒಳಪಡುತ್ತಾರೆ.
24. ಈ ಎಲ್ಲಾ ಸಂಬಂಧದಲ್ಲಿ ಸ್ವಂತ ಮತ್ತು ಮಲ ಸಂಬಂಧಗಳೆಂಬ ವ್ಯತ್ಯಾಸವಿಲ್ಲ.
25. ಒಂದು ಮಗು ಗಂಡಾಗಿರಲಿ ಹೆಣ್ಣಾಗಿರಲಿ ಓರ್ವ ಮಹಿಳೆಯ ಹಾಲುಂಡರೆ ಆ ಮಹಿಳೆಯು ಮಗುವಿಗೆ ತಾಯಿಯಂತೆ ಮತ್ತು ಆಕೆಯ ಪತಿಯು ತಂದೆಯಂತೆ ಎಂಬ ಬಗ್ಗೆ ವಿದ್ಯಾಂಸರಲ್ಲಿ ಒಮ್ಮತಾಭಿಪ್ರಾಯವಿದೆ. ನೈಜ ತಂದೆ-ತಾಯಿಗಳ ಮೂಲಕ ನಿಷಿದ್ಧವಾಗಿರುವ ಎಲ್ಲಾ ಸಂಬಂಧಗಳೂ ಹಾಲುಂಡ ಸಂಬಂಧವಿರುವ ತಂದೆ-ತಾಯಿಗಳಿಗೂ ಅನ್ವಯಿಸುತ್ತದೆ. ಮಗುವಿನ ಪಾಲಿಗೆ ತನ್ನ ಜತೆಗೆ ಹಾಲುಂಡ ಮಗು ಮಾತ್ರವಲ್ಲ ಅದರ ಎಲ್ಲ ಸೋದರ-ಸೋದರಿಯರೂ ವಿವಾಹ ನಿಷಿದ್ಧ ಸಂಬಂಧ ಹೊಂದಿದ್ದಾರೆ. ಅವರೆಲ್ಲರೂ ಅವನ ಒಡಹುಟ್ಟಿದ ಸೋದರ-ಸೋದರಿಯರಿಗೆ ಸಮಾನರಾಗಿದ್ದಾರೆ. ಅವರ ಮಕ್ಕಳು ಅವನ ಪಾಲಿಗೆ ಸ್ವಂತ ಸೋದರ ಪುತ್ರ ಪುತ್ರಿಯರು ಮತ್ತು ಸೋದರಿ ಪುತ್ರ-ಪುತ್ರಿಯರಂತಾಗಿದ್ದಾರೆ.
26. ಆಕೆ ಮಲತಂದೆಯ ಮನೆಯಲ್ಲಿ ಬೆಳೆದಿದ್ದರೆ ಮಾತ್ರ ನಿಷಿದ್ಧಳು ಎಂಬ ಶರತ್ತಿಲ್ಲ. ಮಲಪುತ್ರಿ, ಮಲತಂದೆಯ ಮನೆಯಲ್ಲಿ ಬೆಳೆದಿದ್ದರೂ ಇಲ್ಲದಿದ್ದರೂ ಆಕೆ ಅವನ ಪಾಲಿಗೆ ಎಲ್ಲಾ ಸಂದರ್ಭದಲ್ಲೂ ನಿಷಿದ್ಧಳು ಎಂಬ ಬಗ್ಗೆ ಕರ್ಮಶಾಸ್ತ್ರಜ್ಞರಲ್ಲಿ ಒಮ್ಮತಾಭಿಪ್ರಾಯವಿದೆ.
27. ಮಗನ ಪತ್ನಿಯಂತೆಯೇ ಮೊಮ್ಮಗನ ಪತ್ನಿಯೂ ಅಜ್ಜನ ಪಾಲಿಗೆ ನಿಷಿದ್ಧಳಾಗಿದ್ದಾಳೆ.
28. ತಾಯಿಯ ಸೋದರಿ, ಸೋದರಿ ಪುತ್ರಿ, ಸೋದರತ್ತೆ ಮತ್ತು ಸೋದರ ಪುತ್ರಿಯರನ್ನು ಒಂದೇ ಕಾಲದಲ್ಲಿ ವಿವಾಹ ಬಂಧನದಲ್ಲಿರಿಸುವುದೂ ನಿಷಿದ್ಧವಾಗಿದೆ. ಈ ವಿಷಯದಲ್ಲಿ ಗಮನದಲ್ಲಿರಿಸಬೇಕಾದ ನಿಯಮವೇನೆಂದರೆ ಇಬ್ಬರು ಸ್ತ್ರೀಯ ಪೈಕಿ ಒಬ್ಬಳು ಒಂದು ವೇಳೆ

ಹಿಂದೆ ಆದುದು ಆಗಿ ಹೋಯಿತು. ನಿಶ್ಚಯವಾಗಿಯೂ ಅಲ್ಲಾಹನು ಕ್ಷಮಿಸುವವನೂ ಕೃಪೆದೋರುವವನೂ ಆಗಿರುತ್ತಾನೆ.²⁹

24. *ಇತರರ ವಿವಾಹ ಬಂಧನದಲ್ಲಿರುವ ಸ್ತ್ರೀಯರೂ (ಮುಹನ್ನಾತ್) ನಿಮಗೆ ನಿಷಿದ್ಧರಾಗಿದ್ದಾರೆ. ಆದರೆ (ಯುದ್ಧದಲ್ಲಿ) ನಿಮ್ಮ ವಶಕ್ಕೆ ಬಂದ ಸ್ತ್ರೀಯರು ಇದಕ್ಕೆ ಹೊರತಾಗಿರುತ್ತಾರೆ.³⁰ ಇದು ನಿಮ್ಮ ಮೇಲೆ ಅಲ್ಲಾಹನು ನಿರ್ಬಂಧಗೊಳಿಸಿರುವ ಕಾನೂನು. ಇವರ ಹೊರತಾಗಿರುವ ಸ್ತ್ರೀಯರನ್ನು ನೀವು ನಿಮ್ಮ ಸಂಪತ್ತಿನ ಮೂಲಕ ಗಳಿಸುವುದನ್ನು ಧರ್ಮಬದ್ಧಗೊಳಿಸಲಾಗಿದೆ. ಆದರೆ ಅವರನ್ನು ವಿವಾಹ ಬಂಧನದಲ್ಲಿಡಬೇಕು. ಸ್ವಚ್ಛಂದ ಲೈಂಗಿಕತೆ ಸಲ್ಲದು. ಇನ್ನು ನೀವು ಅವರೊಂದಿಗೆ ದಾಂಪತ್ಯ ಜೀವನದ ಸವಿಯನ್ನುಣ್ಣುವುದರ ಪ್ರತಿಫಲವಾಗಿ ಅವರ ವಿವಾಹಧನವನ್ನು ಕಡ್ಡಾಯವಾಗಿ ಅವರಿಗೆ ಕೊಡಿರಿ. ಆದರೆ, ವಿವಾಹಧನ ನಿಶ್ಚಯಿಸಿಕೊಂಡ ಅನಂತರ ಪರಸ್ಪರ ಒಮ್ಮತದ ಒಪ್ಪಂದವೇನಾದರೂ ಆಗಿದ್ದರೆ, ಅದರಲ್ಲೇನೂ ದೋಷವಿಲ್ಲ. ನಿಶ್ಚಯವಾಗಿಯೂ ಅಲ್ಲಾಹನು ಸರ್ವಜ್ಞನೂ ಮಹಾ ಧೀಮಂತನೂ ಆಗಿರುತ್ತಾನೆ.

وَالْمُحْصَنَاتُ مِنَ النِّسَاءِ إِلَّا مَا مَلَكَتْ
أَيْمَانُكُمْ كَتَبَ اللَّهُ عَلَيْكُمْ وَإِجْلًا لَكُمْ
مَا وَرَاءَ ذَلِكَ أَنْ تَبْتَغُوا بِأَمْوَالِكُمْ
مُحْصَنِينَ غَيْرَ مُسْفِحِينَ فَمَا اسْتَمْتَعْتُمْ
بِهِ مِنْهُنَّ فَأْتُوهُنَّ أَجْرَهُنَّ فَرِيضَةً وَلَا
جُنَاحَ عَلَيْكُمْ فِيهَا تَرْضَيْتُمْ بِهِ مِنْ بَعْدِ
الْفَرِيضَةِ إِنَّ اللَّهَ كَانَ عَلِيمًا حَكِيمًا

25. ನಿಮ್ಮಲ್ಲಾರಾದರೂ ಕುಲೀನ ಮುಸ್ಲಿಮ್ ಸ್ತ್ರೀ(ಮುಹನ್ನಾತ್) ಯರೊಂದಿಗೆ ವಿವಾಹ ಮಾಡಿಕೊಳ್ಳುವಷ್ಟು ಸ್ಥಿತಿವಂತನಾಗಿರದಿದ್ದರೆ, ನಿಮ್ಮ ಸ್ವಾಧೀನದಲ್ಲಿರುವ ವಿಶ್ವಾಸಿನಿಯರಾದ ದಾಸಿಯರ ಪೈಕಿ ಯಾರೊಂದಿಗಾದರೂ ವಿವಾಹ ಮಾಡಿಕೊಳ್ಳಲಿ. ಅಲ್ಲಾಹನು ನಿಮ್ಮ ವಿಶ್ವಾಸಗಳನ್ನು ಚೆನ್ನಾಗಿ ಬಲ್ಲವನಾಗಿರುತ್ತಾನೆ. ನೀವೆಲ್ಲರೂ ಒಂದೇ ವರ್ಗಕ್ಕೆ ಸೇರಿದವರು. ಆದುದರಿಂದ ನೀವು ಅವರ ಪೋಷಕರ ಅನುಮತಿಯಿಂದ ಅವರೊಂದಿಗೆ ವಿವಾಹ ಮಾಡಿಕೊಳ್ಳಿರಿ ಮತ್ತು ಅವರು ವಿವಾಹ ಬಂಧನದಲ್ಲಿ ಸುರಕ್ಷಿತ (ಮುಹನ್ನಾತ್)ಯಾಗಿರುವಂತೆಯೂ ಮುಕ್ತ ಲೈಂಗಿಕ ಸಂಬಂಧ

وَمَنْ لَمْ يَسْتَطِعْ مِنْكُمْ طَوْلًا أَنْ يَنْكَحَ
الْمُحْصَنَاتِ الْمُؤْمِنَاتِ فَبِنَ مَا مَلَكَتْ أَيْمَانُكُمْ
مِنْ فِتْيَانِ الْمُؤْمِنَاتِ وَاللَّهُ أَعْلَمُ بِأِيمَانِكُمْ
بَعْضُكُمْ مِنْ بَعْضٍ فَالَّذِي حَوَّهِنَّ بَأْذِنِ أَهْلِيهِنَّ
وَآتُوهُنَّ أَجْرَهُنَّ بِالْمَعْرُوفِ مُحْصَنَاتٍ
غَيْرَ مُسْفِحَاتٍ وَلَا مُتَّخِذَاتِ أَخْدَانٍ
فَإِذَا أَحْصَيْنَ فَإِنَّ تَيْنَ بِفَاحِشَةٍ فَعَلَيْهِنَّ

ಪುರುಷನಾಗಿದ್ದರೆ ಅವನ ವಿವಾಹವು ಇನ್ನೊಬ್ಬಳೊಂದಿಗೆ ನಿಷಿದ್ಧವಾಗುವುದಿದ್ದರೆ ಅಂತಹ ಇಬ್ಬರು ಸ್ತ್ರೀಯರನ್ನು ಜತೆಯಲ್ಲಿ ವಿವಾಹ ಬಂಧನದಲ್ಲಿರಿಸಬಾರದು.

29. ಅರ್ಥಾತ್- ಆ ಕಾರಣಕ್ಕಾಗಿ ಅವನು ವಿಚಾರಣೆಗೆ ಒಳಪಡಲಾರನು. ಆದರೆ ಇಸ್ಲಾಮ್ ಸ್ವೀಕರಿಸಿದ ಬಳಿಕ ಅಜ್ಞಾನ ಕಾಲದಲ್ಲಿ ಅವನು ವಿವಾಹವಾಗಿದ್ದ ಇಬ್ಬರು ಸೋದರಿಯರ ಪೈಕಿ ಒಬ್ಬಳನ್ನು ಇಟ್ಟುಕೊಂಡು ಇನ್ನೊಬ್ಬಳನ್ನು ಬಿಟ್ಟು ಬಿಡಬೇಕಾಗುವುದು.

*ಇಲ್ಲಿಂದ 5ನೆಯ ಕಾಂಡ ಆರಂಭ.

30. ಅರ್ಥಾತ್- ಯುದ್ಧದಲ್ಲಿ ಸೆರೆಹಿಡಿಯಲ್ಪಟ್ಟ, ಸತ್ಯನಿಷೇಧಿ ಗಂಡಂದಿರು ಶತ್ರು ರಾಷ್ಟ್ರದಲ್ಲಿರುವ ಸ್ತ್ರೀಯರು ನಿಷಿದ್ಧರಲ್ಲ. ಏಕೆಂದರೆ 'ದಾರುಲ್ ಹರಬ್'(ಇಸ್ಲಾಮಿನೊಂದಿಗೆ ಯುದ್ಧ ನಿರತ ರಾಷ್ಟ್ರ)ನಿಂದ 'ದಾರುಲ್ ಇಸ್ಲಾಮ್'(ಇಸ್ಲಾಮೀ ರಾಷ್ಟ್ರ)ಗೆ ಬಂದ ನಂತರ ಅವರ ವೈವಾಹಿಕ ಸಂಬಂಧ ಮುರಿಯುತ್ತದೆ.

ಹೊಂದಿರದಂತೆಯೂ ರಹಸ್ಯ ಕಾಮುಕರನ್ನು ಅರಸದಂತೆಯೂ ಉತ್ತಮ ರೀತಿಯಲ್ಲಿ ಅವರ ವಿವಾಹ ಧನವನ್ನು ಅವರಿಗೆ ಸಲ್ಲಿಸಿರಿ. ಅವರು ವಿವಾಹ ಬಂಧನದಲ್ಲಿ ಸುರಕ್ಷಿತರಾದ ಬಳಿಕ ವ್ಯಭಿಚಾರಕ್ಕಿಳಿದರೆ, ಅವರಿಗೆ ಕುಲೀನ ಸ್ತ್ರೀ(ಮುಹನ್ನಾತ್)ಯರಿಗೆ ನಿಶ್ಚಯಿಸಲ್ಪಟ್ಟಿರುವ ಶಿಕ್ಷೆಯ ಅರ್ಧಾಂಶ ಶಿಕ್ಷೆಯ ವಿಧಿ ಇದೆ.³¹ ನಿಮ್ಮ ಪೈಕಿ, ವಿವಾಹವಾಗದಿರುವ ಕಾರಣ ಸಂಯಮ ಮುರಿದು ಹೋಗಬಹುದೆಂಬ ಆತಂಕವಿರುವವರಿಗಾಗಿ ಈ ಸೌಲಭ್ಯವನ್ನು ಒದಗಿಸಲಾಗಿದೆ. ಆದರೆ ನೀವು ತಾಳ್ಮೆ ವಹಿಸಿದರೆ ಇದು ನಿಮಗೆ ಇನ್ನಷ್ಟು ಉತ್ತಮ. ಅಲ್ಲಾಹನು ಕ್ಷಮಿಸುವಾತನೂ ಕರುಣಾ ನಿಧಿಯೂ ಆಗಿರುತ್ತಾನೆ.

نَضْفُ مَا عَلَى الْمُحْصَنَاتِ مِنَ الْعَدَابِ ذَلِكَ
لِمَنْ خَشِيَ الْعَنَتَ مِنْكُمْ وَأَنْ تَصْبِرُوا
خَيْرٌ لَكُمْ وَاللَّهُ غَفُورٌ رَحِيمٌ ﴿٣١﴾

26. ಅಲ್ಲಾಹನು ನಿಮಗಿಂತ ಮುಂಚೆ ಗತಿಸಿಹೋದ ಸಜ್ಜನರು ಅನುಸರಿಸುತ್ತಿದ್ದ ವಿಧಾನಗಳನ್ನು ನಿಮಗೆ ತೋರಿಸಿಕೊಡಲಿಕ್ಕೂ ಅವುಗಳಂತೆ ನಿಮ್ಮನ್ನು ನಡೆಸಲಿಕ್ಕೂ ಇಚ್ಛಿಸುತ್ತಾನೆ. ಅವನು ತನ್ನ ಕೃಪೆಯೊಂದಿಗೆ ನಿಮ್ಮ ಕಡೆಗೆ ಲಕ್ಷ್ಯವಿಡಲು ಉದ್ದೇಶಿಸುತ್ತಾನೆ. ಅಲ್ಲಾಹನು ಸರ್ವಜ್ಞನೂ ಮಹಾ ಧೀಮಂತನೂ ಆಗಿರುತ್ತಾನೆ.

يُرِيدُ اللَّهُ لِيُذَيِّبَنَّ لَكُمْ وَيُهَيِّبَ لَكُمْ سُنَنَ
الَّذِينَ مِنْ قَبْلِكُمْ وَيَتُوبَ عَلَيْكُمْ
وَاللَّهُ عَلِيمٌ حَكِيمٌ ﴿٣٢﴾

27. ಅಲ್ಲಾಹನಂತೂ ತನ್ನ ಕೃಪೆಯೊಂದಿಗೆ ನಿಮ್ಮ ಕಡೆ ಲಕ್ಷ್ಯವಿಡಲು ಬಯಸುತ್ತಾನೆ. ಆದರೆ, ತನ್ನ ದೇಹೇಚ್ಛೆಗಳನ್ನು ಅನುಸರಿಸುವವರು, ನೀವು ಸನ್ಮಾರ್ಗವನ್ನು ಬಿಟ್ಟು ಬಹುದೂರ ತೊಲಗಬೇಕೆಂದು ಇಚ್ಛಿಸುತ್ತಾರೆ.

وَاللَّهُ يُرِيدُ أَنْ يَتُوبَ عَلَيْكُمْ وَيُرِيدُ الَّذِينَ
يَتَّبِعُونَ الشَّهْوَاتِ أَنْ تَمِيلُوا مَيْلًا عَظِيمًا ﴿٣٣﴾

28. ಅಲ್ಲಾಹನು ನಿಮ್ಮ ಮೇಲಿನ ಬಾಧ್ಯತೆಗಳನ್ನು ಹಗುರಗೊಳಿಸ ಬೇಕೆಂದಿಚ್ಛಿಸುತ್ತಾನೆ. ಏಕೆಂದರೆ ಮನುಷ್ಯನು ದುರ್ಬಲನಾಗಿ ಸೃಷ್ಟಿಸಲ್ಪಟ್ಟಿದ್ದಾನೆ.

يُرِيدُ اللَّهُ أَنْ يُخَفِّفَ عَنْكُمْ وَخُلِقَ
الْإِنْسَانُ ضَعِيفًا ﴿٣٤﴾

29. ಓ ಸತ್ಯವಿಶ್ವಾಸಿಗಳೇ, ನೀವು ಪರಸ್ಪರ ಸಂಪತ್ತನ್ನು ಅನುಚಿತ ರೀತಿಯಿಂದ ಕಬಳಿಸಬೇಡಿರಿ. ಲೇವಾದೇವಿಗಳು ಪರಸ್ಪರ

يَا أَيُّهَا الَّذِينَ آمَنُوا لَا تَأْكُلُوا أَمْوَالَكُمُ
بَيْنَكُمْ بِالْبَاطِلِ إِلَّا أَنْ تَكُونُوا تِجَارَةً

31. ಈ ರುಕೂಆನಲ್ಲಿ ಮುಹನ್ನಾತ್ ಎಂಬ ಪದವು ಎರಡು ವಿಭಿನ್ನ ಅರ್ಥಗಳಲ್ಲಿ ಉಪಯೋಗಿಸಲ್ಪಟ್ಟಿದೆ. ಪತಿಯ ರಕ್ಷಣೆ ಪ್ರಾಪ್ತವಿರುವ ವಿವಾಹಿತ ಸ್ತ್ರೀಯರು ಮತ್ತು ವಿವಾಹವಾಗಿರದಿದ್ದರೂ ಕುಟುಂಬದ ರಕ್ಷಣೆ ಪ್ರಾಪ್ತವಿರುವ ಕುಲೀನ ಸ್ತ್ರೀಯರು ಎಂಬುದೇ ಈ ಎರಡು ವಿಭಿನ್ನ ಅರ್ಥಗಳು. 24ನೆಯ ಸೂಕ್ತದಲ್ಲಿ 'ಮುಹನ್ನಾತ್' ಎಂಬ ಪದ ದಾಸಿಯರಿಗೆ ಪ್ರತಿಯಾಗಿ ಅವಿವಾಹಿತ ಕುಲೀನ ಸ್ತ್ರೀಯರ ಕುರಿತು ಉಪಯೋಗವಾಗಿದೆ. ಸೂಕ್ತದಲ್ಲಿ ಬರುವ ವಿಷಯದಿಂದಲೇ ಇದು ವ್ಯಕ್ತವಾಗುತ್ತದೆ. ತದ್ವಿರುದ್ಧವಾಗಿ ದಾಸಿಯರಿಗೆ ಮುಹನ್ನಾತ್ ಎಂಬ ಪದ ಮೊದಲನೇ ಅರ್ಥದಲ್ಲಿ (ಅರ್ಥಾತ್ ಪತಿಯ ರಕ್ಷಣೆ ಪಡೆದಿರುವ ವಿವಾಹಿತ ಸ್ತ್ರೀಯರು ಎಂಬ ಅರ್ಥದಲ್ಲಿ) ಪ್ರಯೋಗವಾಗಿದೆ. ಅವರಿಗೆ ವಿವಾಹ ರಕ್ಷಣೆ ದೊರೆತರೆ (ಫ ಇದಾಉಟ್ಟನ್ನ) ಅನಂತರ ಅವರು ಎಸಗುವ ವ್ಯಭಿಚಾರಕ್ಕೆ ಮುಹನ್ನಾತ್ (ಅವಿವಾಹಿತ ಕುಲೀನ ಸ್ತ್ರೀಯರ)ಗಳ ಅರ್ಥಪಾಲು ಶಿಕ್ಷೆ ಕೊಡಲಾಗುವುದೆಂದು ಸ್ಪಷ್ಟವಾಗಿ ಹೇಳಲಾಗಿದೆ.

<p>ಒಪ್ಪಿಗೆಯಿಂದಾಗಬೇಕು.³² ನಿಮ್ಮನ್ನು ನೀವೇ ವಧಿಸಿಕೊಳ್ಳಬೇಡಿರಿ.³³ ಅಲ್ಲಾಹನು ನಿಮ್ಮ ಮೇಲೆ ಕೃಪೆಯುಳ್ಳವನೆಂಬುದನ್ನು ಖಾತ್ರಿಯಾಗಿ ನಂಬಿರಿ.</p>	<p>عَنْ تَرَاحٍ مِنْكُمْ وَكَرَاهِيَةً أَنْفُسِكُمْ إِنَّ اللَّهَ كَانَ بِكُمْ رَحِيمًا ﴿٣٢﴾</p>
<p>30. ಯಾರಾದರೂ ಅಕ್ರಮ ಅತಿರೇಕಗಳೊಂದಿಗೆ ಹಾಗೆ ಮಾಡಿದರೆ ಅವನನ್ನು ನಾವು ಖಂಡಿತವಾಗಿಯೂ ನರಕಾಗ್ನಿಯಲ್ಲಿ ತಳ್ಳಿ ಬಿಡುವೆವು. ಇದು ಅಲ್ಲಾಹನಿಗೆ ಕಷ್ಟ ಸಾಧ್ಯವಾದುದಲ್ಲ.</p>	<p>وَمَنْ يَفْعَلْ ذَلِكَ عُدْوَانًا وَظُلْمًا فَسَوْفَ نُصَلِّيهِ نَارًا ۗ وَكَانَ عَلَى اللَّهِ يَسِيرًا ﴿٣٠﴾</p>
<p>31. ನಿಮಗೆ ಪ್ರತಿಬಂಧಗೊಳಿಸಲಾಗುತ್ತಿರುವ ಆ ಘೋರ ಪಾಪಗಳನ್ನು ನೀವು ವರ್ಜಿಸುತ್ತಿದ್ದರೆ, ನಿಮ್ಮ ಚಿಕ್ಕ ಪುಟ್ಟ ಅಪರಾಧಗಳನ್ನು ನಾವು ನಿಮ್ಮ ಲೆಕ್ಕ ಪತ್ರದಿಂದ ನೀಗಿಸಿಬಿಡುವೆವು ಮತ್ತು ನಿಮ್ಮನ್ನು ಗೌರವಪೂರ್ಣ ಸ್ಥಾನದೊಳಗೆ ಸೇರಿಸುವೆವು.</p>	<p>إِنْ تَجْنِبُوا كِبَائِرَ مَا تُنْهَوْنَ عَنْهُ نُكَفِّرْ عَنْكُمْ سَيِّئَاتِكُمْ وَنُدْخِلْكُمْ مُدْخَلًا كَرِيمًا ﴿٣١﴾</p>
<p>32. ಅಲ್ಲಾಹನು ನಿಮ್ಮಲ್ಲಿ ಕೆಲವರಿಗೆ ಇನ್ನು ಕೆಲವರಿಗಿಂತ ಅಧಿಕವಾಗಿ ನೀಡಿದ್ದರೆ ಅದಕ್ಕಾಗಿ ಆಶೆ ಪಡಬೇಡಿರಿ. ಪುರುಷರು ಗಳಿಸಿದುದಕ್ಕನು ಸಾರವಾದ ಪಾಲು ಅವರಿಗಿದೆ, ಸ್ತ್ರೀಯರು ಗಳಿಸಿದುದಕ್ಕನು ಸಾರವಾದ ಪಾಲು ಅವರಿಗಿದೆ. ಅಲ್ಲಾಹನೊಡನೆ ಅವನ ಅನುಗ್ರಹವನ್ನು ಯಾಚಿಸುತ್ತಲಿರಿ. ನಿಶ್ಚಯವಾಗಿಯೂ ಅಲ್ಲಾಹನು ಎಲ್ಲಾ ಸಂಗತಿಗಳ ಅರಿವುಳ್ಳವನಾಗಿರುತ್ತಾನೆ.</p>	<p>وَلَا تَتَسَوَّأْ مَا فَضَّلَ اللَّهُ بِهِ بَعْضَكُمْ عَلَى بَعْضٍ ۗ لِلرَّجَالِ نَصِيبٌ مِمَّا كَسَبُوا ۗ وَلِلنِّسَاءِ نَصِيبٌ مِمَّا كَسَبْنَ ۗ وَسَأَلُوا اللَّهَ مِنْ فَضْلِهِ ۗ إِنَّ اللَّهَ كَانَ بِكُمْ شَهِيدًا ﴿٣٢﴾</p>
<p>33. ಮಾತಾಪಿತರೂ ಸಮೀಪದ ಬಂಧುಗಳೂ ಬಿಟ್ಟಿಗಲಿದ ಪ್ರತಿಯೊಂದು ವಸ್ತುವಿಗೂ ವಾರೀಸು ಹಕ್ಕುದಾರರನ್ನು ನಾವು ನಿಶ್ಚಯಿಸಿರುತ್ತೇವೆ. ಇನ್ನು ನೀವು ವಚನ ಕೊಟ್ಟವರಿದ್ದರೆ ಅವರ ಪಾಲನ್ನು ಅವರಿಗೆ ಕೊಡಿರಿ. ನಿಶ್ಚಯವಾಗಿಯೂ ಅಲ್ಲಾಹನು ಸಕಲ ವಸ್ತುಗಳ ಬಗ್ಗೆ ಸಾಕ್ಷಿಯಾಗಿರುತ್ತಾನೆ.³⁴</p>	<p>وَأُولَئِكَ جَعَلْنَا مَوَالِي مِمَّا تَرَكَ الْوَالِدِ وََالْأَقْرَبُونَ ۗ وَالَّذِينَ عَقَدَتْ أَيْمَانُكُمْ فَأَنْتُمْ نَصِيْبُهُمْ ۗ إِنَّ اللَّهَ كَانَ عَلَى كُلِّ شَيْءٍ شَهِيدًا ﴿٣٣﴾</p>
<p>32. 'ಅನುಚಿತ ರೀತಿಯಿಂದ' ಎಂದರೆ ಸತ್ಯಕ್ಕೆ ವಿರುದ್ಧವಾದ ಧಾರ್ಮಿಕ ಮತ್ತು ನೈತಿಕ ವಿಧಿಗಳಲ್ಲಿ ಸಲ್ಲದ ಎಲ್ಲಾ ಬಗೆಯ ವ್ಯವಹಾರಗಳಾಗಿವೆ. 'ಪರಸ್ಪರ ಒಪ್ಪಿಗೆಯಿಂದ' ಅಂದರೆ ಸ್ವತಂತ್ರ ಮತ್ತು ಸುವ್ಯಕ್ತ ಒಪ್ಪಿಗೆಯಾಗಿದೆ. ಯಾವುದೇ ಒತ್ತಡ, ಮೋಸಗಳಿಂದ ಕೂಡಿದ ಒಪ್ಪಿಗೆಯಲ್ಲ. ಅಂತಹುದನ್ನು ಒಪ್ಪಿಗೆ ಎಂದು ಕರೆಯುವಂತಿಲ್ಲ.</p> <p>33. ಈ ಉದ್ಧರಣೆ ಹಿಂದಿನ ಉದ್ಧರಣೆಯ ಅನುಬಂಧವಾಗಿರಬಹುದು ಅಥವಾ ಸ್ವತಂತ್ರ ಉದ್ಧರಣೆಯಾಗಿರಲೂಬಹುದು. ಇದು ಹಿಂದಿನ ಉದ್ಧರಣೆಯ ಅನುಬಂಧವಾಗಿದ್ದಲ್ಲಿ ಇದರ ಅರ್ಥ ಅನ್ಯರ ಸೊತ್ತನ್ನು ಅಕ್ರಮವಾಗಿ ಕಬಳಿಸುವುದು ತನ್ನನ್ನೇ ನಾಶ ಮಾಡಿಕೊಂಡಂತೆ ಎಂದಾಗಿದೆ. ಇದು ಸ್ವತಂತ್ರ ಉದ್ಧರಣೆಯಾಗಿದ್ದಲ್ಲಿ ಇದಕ್ಕೆ ಎರಡು ಅರ್ಥಗಳಿವೆ. ಪರಸ್ಪರರನ್ನು ಕೊಲೆ ಮಾಡಬೇಡಿರಿ ಎಂಬುದು ಒಂದು ಅರ್ಥ. ಆತ್ಮಹತ್ಯೆ ಮಾಡಿಕೊಳ್ಳದಿರಿ ಎಂಬುದು ಇನ್ನೊಂದು ಅರ್ಥ.</p> <p>34. ಸ್ನೇಹ ಮತ್ತು ಸೋದರತೆಯ ಒಪ್ಪಂದ ಮಾಡಿಕೊಂಡವರು ಪರಸ್ಪರರ ಸೊತ್ತುಗಳಿಗೆ ಹಕ್ಕುದಾರರಾಗುತ್ತಿದ್ದ ರೂಢಿ ಅರಬರಲ್ಲಿತ್ತು. ಹೀಗೆ ಸಾಕುಮಗ ಸಾಕುತಂದೆಯ ಉತ್ತರಾಧಿಕಾರಿಯಾಗುತ್ತಿದ್ದ. ಈ ಸೂಕ್ತದ ಮೂಲಕ ಅಜ್ಞಾನ ಕಾಲದ ಈ ನಿಯಮವನ್ನು ರದ್ದು ಪಡಿಸುತ್ತಾ ಆಸ್ತಿಯನ್ನು ಸಂಬಂಧಿಕರ ನಡುವೆ ನಾವು ವಿಧಿಸಿರುವುದಕ್ಕನುಗುಣವಾಗಿಯೇ ವಿತರಿಸಬೇಕು ಎಂದು ಹೇಳಲಾಗಿದೆ. ಆದರೆ ಯಾರೊಂದಿಗೆ ನೀವು ಒಪ್ಪಂದ ಮಾಡಿಕೊಂಡಿದ್ದೀರೋ ಅವರಿಗೆ ನಿಮ್ಮ ಜೀವಿತ ಕಾಲದಲ್ಲಿ ನೀವು ಏನನ್ನು ಬೇಕಾದರೂ ನೀಡಬಹುದು.</p>	

34. ಪುರುಷರು ಸ್ತ್ರೀಯರ ಮೇಲೆ 'ಮೇಲ್ವಿಚಾರಕ'³⁵ ಆಗಿರುತ್ತಾರೆ. ಇದು ಅಲ್ಲಾಹನು ಕೆಲವರಿಗೆ ಕೆಲವರ ಮೇಲೆ ಶ್ರೇಷ್ಠತೆ ಪ್ರದಾನ ಮಾಡಿದುದರಿಂದ ಮತ್ತು ಪುರುಷರು ತಮ್ಮ ಸಂಪತ್ತನ್ನು ಖರ್ಚು ಮಾಡುವುದರಿಂದ. ಸುಶೀಲೆಯರಾದ ಸ್ತ್ರೀಯರು ಅನುಸರಣಶೀಲರಾಗಿರುತ್ತಾರೆ ಮತ್ತು ಅವರು ಪುರುಷರ ಅನುಪಸ್ಥಿತಿಯಲ್ಲಿ ಅಲ್ಲಾಹನ ರಕ್ಷಣೆಯಲ್ಲಿ ಅವರ ಹಕ್ಕು ಬಾಧ್ಯತೆಗಳ ರಕ್ಷಣೆ ಮಾಡುತ್ತಾರೆ. ನಿಮ್ಮ ಸ್ತ್ರೀಯರಿಂದ ಆಜ್ಞೋಲ್ಲಂಘನೆಯ ಆಶಂಕೆ ನಿಮಗಿದ್ದರೆ ಅವರಿಗೆ ನೀವು ಉಪದೇಶ ನೀಡಿರಿ. ಮಲಗುವಲ್ಲಿಂದ ಅವರಿಂದ ದೂರವಿರಿ ಮತ್ತು ಅವರಿಗೆ ಹೊಡೆಯಿರಿ.³⁶ ಅನಂತರ ಅವರು ನಿಮಗೆ ವಿಧೇಯರಾಗಿ ನಡೆದರೆ, ಅವರ ಮೇಲೆ ಕೈಯೆತ್ತಲು ಬೇಕು ಬೇಕೆಂದೇ ನೆಪ ಹುಡುಕಬೇಡಿರಿ. ನಿಶ್ಚಯವಾಗಿಯೂ ಅಲ್ಲಾಹನು ಅತ್ಯುನ್ನತನೂ ಮಹಾನನೂ ಆಗಿರುತ್ತಾನೆ.

الرِّجَالُ قَوْمُونَ عَلَى النِّسَاءِ بِمَا فَضَّلَ اللَّهُ بَعْضَهُمْ عَلَى بَعْضٍ وَبِمَا أَنْفَقُوا مِنْ أَمْوَالِهِمْ فَإِذَا الضُّلْحَةُ فَبِئْسَ مَا كَفَّيْتُ لِلْغَيْبِ بِمَا حَفِظَ اللَّهُ وَالَّتِي تَخَافُونَ نُشُوزَهُنَّ فَعِظُوهُنَّ وَأَهْجُرُوهُنَّ فِي الْمَضَاجِعِ وَاصْرَبُوهُنَّ فَإِنْ أَطَعْتَكُمْ فَاْتَبِعُوا عَلَيْهِنَّ سَبِيلًا إِنَّ اللَّهَ كَانَ عَلِيمًا خَبِيرًا ﴿٣٤﴾

35. ಪತಿ- ಪತ್ನಿಯರ ಸಂಬಂಧ ಕೆಡುವುದೆಂಬುದು ನಿಮಗೆ ಆತಂಕ ವಾದಾಗ ಒಬ್ಬ ಮಧ್ಯಸ್ತನನ್ನು ಪುರುಷನ ಕಡೆಯವರಿಂದಲೂ ಒಬ್ಬನನ್ನು ಸ್ತ್ರೀಯ ಕಡೆಯವರಿಂದಲೂ ನಿಯುಕ್ತಗೊಳಿಸಿರಿ. ಅವರಿಬ್ಬರೂ³⁷ ಸುಧಾರಿಸಲು ಬಯಸಿದರೆ, ಅಲ್ಲಾಹನು ಅವರ ನಡುವೆ ಸಾಮರಸ್ಯದ ಹಾದಿಯನ್ನು ತೆರೆಯುವನು. ನಿಶ್ಚಯ ವಾಗಿಯೂ ಅಲ್ಲಾಹನು ಸರ್ವಜ್ಞನೂ ವಿವರಪೂರ್ಣನೂ ಆಗಿರುತ್ತಾನೆ.

وَإِنْ خِفْتُمْ شِقَاقَ بَيْنِهِمَا فَابْعَثُوا حَكَمًا مِنْ أَهْلِهِ وَحَكَمًا مِنْ أَهْلِهَا إِنْ يُرِيدَا إِصْلَاحًا يُوَفِّقِ اللَّهُ بَيْنَهُمَا إِنَّ اللَّهَ كَانَ عَلِيمًا خَبِيرًا ﴿٣٥﴾

36. ನೀವೆಲ್ಲರೂ ಅಲ್ಲಾಹನ ದಾಸ್ಯ-ಆರಾಧನೆ ಮಾಡಿರಿ. ಅವನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡಬೇಡಿರಿ. ಮಾತಾಪಿತ ರೊಂದಿಗೆ ಸೌಜನ್ಯದಿಂದ ವರ್ತಿಸಿರಿ. ಸಂಬಂಧಿಕರೊಂದಿಗೂ ಅನಾಥರೊಂದಿಗೂ ನಿರ್ಗತಿಕರೊಂದಿಗೂ ಆಪ್ತರಾದ ನೆರ

وَأَعْبُدُوا اللَّهَ وَلَا تُشْرِكُوا بِهِ شَيْئًا وَبِالْوَالِدَيْنِ إِحْسَانًا وَبِذِي الْقُرْبَىٰ وَالْيَتَامَىٰ وَالسَّكِينِ وَالْجَارِ ذِي الْقُرْبَىٰ

35. ಯಾವುದೇ ವ್ಯಕ್ತಿ, ಸಂಸ್ಥೆ ಅಥವಾ ವ್ಯವಸ್ಥೆಯ ವ್ಯವಹಾರಗಳನ್ನು ಸರಿಯಾಗಿ ನಡೆಸುವ, ಅದನ್ನು ಸಂರಕ್ಷಿಸುವ ಮತ್ತು ಅದರ ಮೇಲ್ವಿಚಾರಣೆ ನಡೆಸುವ ಹಾಗೂ ಅವರ ಅವಶ್ಯಕತೆಗಳನ್ನು ಪೂರೈಸುವ ವ್ಯಕ್ತಿಗೆ 'ಕವ್ಯಾಮ್'(ಮೇಲ್ವಿಚಾರಕ) ಎನ್ನಲಾಗುತ್ತದೆ.
36. ಮೂರೂ ಕೆಲಸಗಳನ್ನು ಏಕಕಾಲಕ್ಕೆ ಮಾಡಬೇಕೆಂದು ಇದರ ಅರ್ಥವಲ್ಲ. ಬದಲಾಗಿ ವೈಮನಸ್ಸು ಉಂಟಾದಾಗ ಈ ಮೂರೂ ಉಪಾಯಗಳನ್ನು ಪಾಲಿಸಬಹುದು. ಇನ್ನು ಅದನ್ನು ಪ್ರಯೋಗಿಸುವಾಗ ತಪ್ಪು ಮತ್ತು ತಿಕ್ಕೆಯ ನಡುವೆ ಸಮತೋಲನ ಇರಬೇಕು. ಸರಳೋಪಾಯದಿಂದ ಸುಧಾರಣೆ ಸಾಧ್ಯವೆಂದಾದರೆ ಅಲ್ಲಿ ಕಠಿಣೋಪಾಯವನ್ನು ವರ್ಜಿಸಬೇಕು. ಪ್ರವಾದಿವರ್ಯರು(ಸ) ಒಲ್ಲದ ಮನಸ್ಸಿನಿಂದಲೇ ಪತ್ನಿಯರನ್ನು ಧಳಿಸುವ ಅನುಮತಿ ನೀಡಿದ್ದಾರೆ. ಆದರೂ ಧಳಿಸುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
37. 'ಅವರಿಬ್ಬರು' ಎಂದರೆ ಮಧ್ಯಸ್ತಿಕೆದಾರರೂ ಆಗಿದ್ದಾರೆ. ಅಂತೆಯೇ 'ದಂಪತಿಗಳೂ' ಕಕ್ಕಿಗಳಿಬ್ಬರೂ ಸುಧಾರಣೆಯನ್ನು ಬಯಸುವವರಾಗಿದ್ದರೆ ಮತ್ತು ಮಧ್ಯಸ್ತಿಕೆದಾರರೂ ಹೇಗಾದರೂ ಉಭಯತ್ರರ ನಡುವೆ ಸಂಧಾನವಾಗಬೇಕು ಎಂದು ಬಯಸುವವರಾಗಿದ್ದರೆ ಯಾವುದೇ ರೀತಿಯ ಜಗಳ, ಸಂಧಾನದಲ್ಲಿ ಪರ್ಯವಸಾನವಾಗುವ ಸಾಧ್ಯತೆ ಇದ್ದೇ ಇರುತ್ತದೆ.

ಹೊರೆಯವರೊಂದಿಗೂ ಅಪರಿಚಿತ ನೆರೆಹೊರೆಯವರೊಂದಿಗೂ ಅನುಚರರೊಂದಿಗೂ³⁸ ಪ್ರಯಾಣಿಕರೊಂದಿಗೂ ನಿಮ್ಮ ಅಧೀನ ದಲ್ಲಿರುವ ದಾಸ ದಾಸಿಯರೊಂದಿಗೂ ಉತ್ತಮ ರೀತಿಯಿಂದ ವರ್ತಿಸಿರಿ. ದುರಹಂಕಾರ ಹೊಂದಿರುವ ಗರ್ವಿಷ್ಣನನ್ನೂ ಆತ್ಮಸ್ತುತಿಗೈಯುವವನನ್ನೂ ಅಲ್ಲಾಹನು ಮೆಚ್ಚುವುದಿಲ್ಲ.

وَالْجَارِ الْجُنُبِ وَالصَّاحِبِ بِالْجَنبِ
وَابْنِ السَّبِيلِ وَمَا مَلَكَتْ أَيْمَانُكُمْ إِنَّ
اللَّهَ لَا يُحِبُّ مَنْ كَانَ مُخْتَالًا فَخُورًا ﴿٣٨﴾

37. ಸ್ವತಃ ಜಿಪುಣತೆ ತೋರುವವರನ್ನೂ ಇತರರನ್ನು ಜಿಪುಣತೆಗೆ ಪ್ರೇರೇಪಿಸುವವರನ್ನೂ ಅಲ್ಲಾಹನು ತನ್ನ ಅನುಗ್ರಹದಿಂದ ತಮಗೆ ದಯಪಾಲಿಸಿದುದನ್ನು ಬಚ್ಚಿಡುವವರನ್ನೂ ಅಲ್ಲಾಹನು ಮೆಚ್ಚುವುದಿಲ್ಲ. ಅಂತಹ ಕೃತಘ್ನರಿಗಾಗಿ ನಾವು ಅಪಮಾನಕರ ಶಿಕ್ಷೆಯನ್ನು ಸಿದ್ಧಗೊಳಿಸಿಟ್ಟಿರುತ್ತೇವೆ.

الَّذِينَ يَبَخُلُونَ وَيَأْمُرُونَ النَّاسَ
بِالْبُخْلِ وَيَكْتُمُونَ مَا آتَاهُمُ اللَّهُ مِنْ
فَضْلِهِ وَأَعْتَدْنَا لِلْكَافِرِينَ عَذَابًا مُهِينًا ﴿٣٧﴾

38. ಜನರಿಗೆ ತೋರಿಸುವ ಸಲುವಾಗಿ ಮಾತ್ರ ತಮ್ಮ ಸಂಪತ್ತನ್ನು ಖರ್ಚು ಮಾಡುವವರೂ ಅಲ್ಲಾಹನಿಗೆ ಮೆಚ್ಚುಗೆಯವರಲ್ಲ. ವಾಸ್ತವದಲ್ಲಿ ಅವರು ಅಲ್ಲಾಹನ ಮೇಲಾಗಲಿ ಅಂತಿಮ ದಿವಸದ ಮೇಲಾಗಲಿ ವಿಶ್ವಾಸವಿರಿಸುವುದಿಲ್ಲ. ಶೈತಾನನು ಯಾರ ಗೆಳೆಯನಾಗಿ ಬಿಟ್ಟನೋ ಅವನಿಗೆ ಅತಿ ನಿಕೃಷ್ಟ ಗೆಳೆತನ ಪ್ರಾಪ್ತವಾದಂತೆಯೇ ಸರಿ.

وَالَّذِينَ يُتَّقُونَ أَمْوَالَهُمْ رِئَاءَ النَّاسِ
وَلَا يُؤْمِنُونَ بِاللَّهِ وَلَا بِالْيَوْمِ الْآخِرِ
وَمَنْ يَكُنِ الشَّيْطَانُ لَهُ قَرِينًا فَسَاءَ قَرِينًا ﴿٣٨﴾

39. ಇವರು ಅಲ್ಲಾಹ್ ಮತ್ತು ಅಂತಿಮ ದಿವಸದ ಮೇಲೆ ವಿಶ್ವಾಸ ವಿಡುತ್ತಿದ್ದರೆ ಹಾಗೂ ಅಲ್ಲಾಹನು ಇವರಿಗೆ ನೀಡಿದುದರಿಂದ ಖರ್ಚು ಮಾಡುತ್ತಿದ್ದರೆ ಇವರಿಗೇನಾಗುತ್ತಿತ್ತು? ಇವರು ಹೀಗೆ ಮಾಡುತ್ತಿದ್ದರೆ ಇವರ ಪುಣ್ಯ ಕಾರ್ಯವು ಅಲ್ಲಾಹನಿಗೆ ತಿಳಿಯದಿರುತ್ತಿರಲಿಲ್ಲ.

وَمَا ذَا عَلَيْهِمْ كَوَّامُوا بِاللَّهِ وَالْيَوْمِ
الْآخِرِ وَأَنْفَعُوا إِيَّامًا سَرَّاهُمْ اللَّهُ وَكَانَ
اللَّهُ بِهِمْ عَلِيمًا ﴿٣٩﴾

40. ವಾಸ್ತವದಲ್ಲಿ ಅಲ್ಲಾಹನು ಯಾರ ಮೇಲೂ ಕಿಂಚಿತ್ತೂ ಅಕ್ರಮವೆಸಗುವುದಿಲ್ಲ. ಯಾರಾದರೂ ಒಂದು ಪುಣ್ಯ ಕಾರ್ಯ ಮಾಡಿದರೆ ಅದನ್ನು ಅಲ್ಲಾಹನು, ಹಲವು ಪಟ್ಟು ವರ್ಧಿಸುತ್ತಾನೆ ಮತ್ತು ತನ್ನ ಕಡೆಯಿಂದಲೂ ಹೇರಳ ಪ್ರತಿಫಲ ಪ್ರದಾನ ಮಾಡುತ್ತಾನೆ.

إِنَّ اللَّهَ لَا يَظْلِمُ مِثْقَالَ ذَرَّةٍ وَإِنْ
تَكَ حَسَنَةً يُّضْعِفْهَا وَيُؤْتِ مِنْ لَدُنْهُ
أَجْرًا عَظِيمًا ﴿٤٠﴾

38. ಇದರ ಅರ್ಥ ಒಡನಾಟದಲ್ಲಿ ಸ್ನೇಹಿತ ಅಥವಾ ಎಲ್ಲಾದರೂ ಹೇಗಾದರೂ ಜತೆ ಸೇರುವವನು ಎಂದಾಗಿದೆ. ಉದಾಹರಣೆಗೆ ಮಾರುಕಟ್ಟೆಗೆ ಹೋಗುವಾಗ ನಿಮ್ಮ ಜತೆಗೆ ಒಬ್ಬನು ನಡೆಯುತ್ತಿರಬಹುದು, ಅಂಗಡಿಯಲ್ಲಿ ಖರೀದಿಸುವಾಗ ಇನ್ನೊಬ್ಬ ಗ್ರಾಹಕನೂ ನಿಮ್ಮ ಜತೆಗಿರಬಹುದು, ಯಾತ್ರೆಯಲ್ಲಿ ಇನ್ನೊಬ್ಬ ಸಹಯಾತ್ರಿ ನಿಮ್ಮ ಜತೆಗಿರಬಹುದು. ಈ ತಾತ್ಕಾಲಿಕ ಒಡನಾಟದ ಸಂದರ್ಭದಲ್ಲೂ ಅವನೊಡನೆ ಉತ್ತಮ ವರ್ತನೆ ತೋರುವುದು ಮತ್ತು ಅವನಿಗೆ ಉಪದ್ರವ ನೀಡದಿರುವುದು ಪ್ರತಿಯೊಬ್ಬ ಸುಸಂಸ್ಕೃತ ಮತ್ತು ನಾಗರಿಕ ವ್ಯಕ್ತಿಯ ಕರ್ತವ್ಯವಾಗಿದೆ.

41. ನಾವು ಪ್ರತಿಯೊಂದು ಸಮುದಾಯದಿಂದ ಒಬ್ಬೊಬ್ಬ ಸಾಕ್ಷಿಯನ್ನು ತರುವಾಗಲೂ ಇವರ ಮೇಲೆ ನಿಮ್ಮನ್ನು [ಮುಹಮ್ಮದ್‌ರನ್ನು(ಸ)] ಸಾಕ್ಷಿಯಾಗಿ ನಿಲ್ಲಿಸುವಾಗಲೂ ಇವರೇನು ಮಾಡುವರೆಂದು ಯೋಚಿಸಿರಿ.

فَكَيْفَ إِذَا جِئْنَا مِنْ كُلِّ أُمَّةٍ بِشَهِيدٍ
وَجِئْنَا بِكَ عَلَى هَؤُلَاءِ شَهِيدًا ۖ

42. ಆಗ ಧಿಕ್ಕರಿಸಿ ನಡೆದವರು ಹಾಗೂ ಸಂದೇಶವಾಹಕರ ಅಜ್ಞೋಲ್ಲಂಘನೆ ಮಾಡಿದವರು, "ಅಕಟ! ಭೂಮಿ ಬಿರುಕು ಬಿಡುತ್ತಿದ್ದರೆ! ಮತ್ತು ನಾವು ಅದರೊಳಗೆ ಸೇರಿ ಹೋಗುತ್ತಿದ್ದರೆ!" ಎಂದು ಇಚ್ಛೆಪಡುವರು. ಅವರು ಅಲ್ಲಿ ಯಾವುದನ್ನೂ ಅಲ್ಲಾಹನಿಂದ ಅಡಗಿಸಲಾರರು.

يَوْمَئِذٍ يُوَدُّ الَّذِينَ كَفَرُوا وَعَصَوُا الرَّسُولَ
لَوْ تَسَوَّى بِهِمُ الْأَرْضُ وَلَا يَكْتُمُونَ
لِلَّهِ حَدِيثًا ۖ

43. ಓ ಸತ್ಯವಿಶ್ವಾಸಿಗಳೇ, ನೀವು ಅಮಲಿನಲ್ಲಿದ್ದಾಗ ನಮಾಝನ್ನು ಸಮೀಪಿಸಬೇಡಿರಿ.³⁹ ನೀವು ಹೇಳುತ್ತಿರುವುದೇನೆಂಬ ಬೋಧವಿರುವಾಗ ನಮಾಝ್ ಮಾಡಬೇಕು.⁴⁰ ಅದೇ ರೀತಿಯಲ್ಲಿ ಜನಾಬತ್‌ನ⁴¹ ಸ್ಥಿತಿಯಲ್ಲಿಯೂ ಸ್ನಾನ ಮಾಡಿಕೊಳ್ಳದೆ ನಮಾಝನ್ನು ಸಮೀಪಿಸಬೇಡಿರಿ, ನೀವು ದಾರಿಗರಾಗಿರುವಾಗ ಹೊರತು.⁴² ನೀವು ಅನಾರೋಗ್ಯದಿಂದಿದ್ದಾಗ ಅಥವಾ ಪ್ರಯಾಣದಲ್ಲಿದ್ದಾಗ ಅಥವಾ ನಿಮ್ಮಲ್ಲಾರಾದರೂ ಶಾಚ್ಯಕ್ಕೆ ಹೋಗಿ ಬಂದಾಗ ಅಥವಾ ನೀವು ಸ್ತ್ರೀಯರನ್ನು ಸ್ಪರ್ಶಿಸಿರುವಾಗ⁴³ ನಿಮಗೆ ನೀರು ಸಿಗದೆ ಹೋದರೆ, ಶುದ್ಧ ಮಣ್ಣನ್ನು ಉಪಯೋಗಿಸಿಕೊಳ್ಳಿರಿ ಮತ್ತು ಅದರಿಂದ ಮುಖಗಳನ್ನೂ ಕೈಗಳನ್ನೂ ಸವರಿಕೊಳ್ಳಿರಿ.⁴⁴ ನಿಶ್ಚಯವಾಗಿಯೂ ಅಲ್ಲಾಹನು ಮೃದು ನೀತಿಯನ್ನನುಸರಿಸುವವನೂ ಅತ್ಯಂತ ಕ್ಷಮಾ ಶೀಲನೂ ಆಗಿರುತ್ತಾನೆ.

يَا أَيُّهَا الَّذِينَ آمَنُوا لَا تَقْرَبُوا الصَّلَاةَ
وَأَنْتُمْ سُكَرَىٰ حَتَّىٰ تَعْلَمُوا مَا تَقُولُونَ
وَلَا جُنُبًا إِلَّا عَابِرِي سَبِيلٍ حَتَّىٰ
تَغْتَسِلُوا ۗ وَإِنْ كُنْتُمْ مَرْضَىٰ أَوْ عَلَىٰ
سَفَرٍ أَوْ جَاءَ أَحَدٌ مِنْكُمْ مِنَ الْغَائِطِ
أَوْ لِمَسْتَمِ النَّسَاءِ فَلَمْ تَجِدُوا مَاءً
فَتَيَسَّمُوا صَعِيدًا طَيِّبًا فَامْسَحُوا بِرُءُوسِكُمْ
وَأَيْدِيكُمْ ۖ إِنَّ اللَّهَ كَانَ عَفُورًا غَفُورًا ۖ

39. ಇದು ಮದ್ಯಪಾನದ ಬಗೆಗಿನ ಎರಡನೆಯ ಆದೇಶವಾಗಿದೆ. ಮೊದಲನೆಯ ಆದೇಶ ಅಲ್‌ಬಕರಃ ಅಧ್ಯಾಯದಲ್ಲಿ (ಸೂಕ್ತ - 219) ಬಂದಿದೆ.

40. ಅರ್ಥಾತ್- ನಮಾಝ್‌ನಲ್ಲಿ ತಾನು ನಾಲಗೆಯಿಂದ ಏನನ್ನು ಪಠಿಸುತ್ತಿದ್ದೇನೆ ಎಂಬುದನ್ನು ಅರಿಯುವಷ್ಟು ಪ್ರಜ್ಞೆ ಅವನಿಗಿರಬೇಕು. ನಮಾಝ್ ನಿರ್ವಹಿಸಲು ನಿಂತು ಯಾವುದಾದರೂ ಪದ್ಯವನ್ನು ಹಾಡಲು ಶುರು ಮಾಡಬಾರದು.

41. 'ಜನಾಬತ್' ಎಂದರೆ ಸಂಸರ್ಗ ಅಥವಾ ಸ್ವಪ್ನಸ್ವಲನದಿಂದ ಉಂಟಾಗುವ ಮಾಲಿನ್ಯವಾಗಿದೆ.

42. ಕರ್ಮಶಾಸ್ತ್ರಜ್ಞರು ಮತ್ತು ವ್ಯಾಖ್ಯಾನಕಾರರ ಒಂದು ವಿಭಾಗದ ಪ್ರಕಾರ ಈ ಸೂಕ್ತದ ಅರ್ಥ ಜನಾಬತ್‌ನ ಸ್ಥಿತಿಯಲ್ಲಿ ಮಸೀದಿಯನ್ನು ಪ್ರವೇಶಿಸಬಾರದು. ಆದರೆ ಮಸೀದಿಯ ಮೂಲಕ ಹಾದು ಹೋಗಬಹುದು. ಇನ್ನೊಂದು ವಿಭಾಗದ ಪ್ರಕಾರ ಇದರ ಅರ್ಥ ಪ್ರವಾಸ. ಅರ್ಥಾತ್ ವ್ಯಕ್ತಿ ಪ್ರವಾಸದಲ್ಲಿದ್ದಾಗ 'ಜನಾಬತ್' ಸಂಭವಿಸಿದರೆ ಅದನ್ನು ನೀಗಿಸಲಿಕ್ಕಾಗಿ ಅವನು 'ತಯಮ್ಮುಮ್' ಮಾಡಿಕೊಳ್ಳಬಹುದು.

43. 'ಲಮಸ್' ಅರ್ಥಾತ್ ಸ್ಪರ್ಶಿಸುವುದು ಎಂದರೇನೆಂಬ ಬಗ್ಗೆಯೂ ಭಿನ್ನಾಭಿಪ್ರಾಯವಿದೆ. ಬಹುತೇಕ ಇಮಾಮ್‌ಗಳ ಪ್ರಕಾರ ಇದರ ಅರ್ಥ ಸಂಸರ್ಗವಾಗಿದೆ. ಇಮಾಮ್ ಅಬೂಹನೀಫಾ ಮತ್ತು ಅವರ ಅನುಯಾಯಿಗಳು ಈ ಅರ್ಥವನ್ನೇ ಅಳವಡಿಸಿದ್ದಾರೆ. ಇನ್ನಿತರ ಕೆಲವು ಕರ್ಮಶಾಸ್ತ್ರಜ್ಞರ ಪ್ರಕಾರ ಇದರ ಅರ್ಥ ಸ್ಪರ್ಶಿಸುವುದು ಎಂದಾಗಿದೆ. ಇಮಾಮ್ ಶಾಫೀ(ರ) ಈ ಅರ್ಥವನ್ನೇ ಮಾನ್ಯ ಮಾಡಿದ್ದಾರೆ. ಇಮಾಮ್ ಮಾಲಿಕ್(ರ) ಪ್ರಕಾರ ಸ್ತ್ರೀ ಪುರುಷರು ವಿಷಯಾಸಕ್ತಿಯೊಂದಿಗೆ ಪರಸ್ಪರ ಸ್ಪರ್ಶಿಸಿದರೆ ಅವರ ಪುರುಷ ಮುರಿಯುತ್ತದೆ. ಆದರೆ ವಿಷಯಾಸಕ್ತಿಯಿಲ್ಲದೆ ಪರಸ್ಪರ ಮೈ ತಾಗಿದರೆ ಅಭ್ಯಂತರವಿಲ್ಲ.

44. ಈ ಆದೇಶದ ವಿವರಣೆಯೇನೆಂದರೆ ವ್ಯಕ್ತಿಯು 'ಪುರುಷ'ವಿನಲ್ಲಿಲ್ಲದ ಸಂದರ್ಭದಲ್ಲಿ ಅಥವಾ ಅವನಿಗೆ ಸ್ನಾನದ ಅವಶ್ಯಕತೆ

44. ಗ್ರಂಥ ಜ್ಞಾನದ ಒಂದಂಶ ನೀಡಲ್ಪಟ್ಟಿದ್ದವರನ್ನೂ ನೀವು ನೋಡಿ ದಿರಾ? ಅವರು ಸ್ವತಃ ಪಥಭ್ರಷ್ಟತೆಯನ್ನು ಖರೀದಿಸಿಕೊಳ್ಳುವವರಾಗಿ ದ್ದಾರೆ ಮತ್ತು ನೀವೂ ಪಥಭ್ರಷ್ಟರಾಗಬೇಕೆಂದು ಬಯಸುತ್ತಾರೆ.

كَمْ تَرَىٰ إِلَىٰ الَّذِينَ أُوتُوا كِتَابًا مِّنْ أَلَيْسَ
يَسْتَرُونَ الصَّلَاةَ وَيُرِيدُونَ أَن
تَضِلُّوا السَّبِيلَ ﴿٤٤﴾

45. ಅಲ್ಲಾಹನು ನಿಮ್ಮ ಶತ್ರುಗಳನ್ನು ಚೆನ್ನಾಗಿ ಅರಿತಿರುವನು ಮತ್ತು ನಿಮ್ಮ ಸಂರಕ್ಷಣೆ ಹಾಗೂ ಸಹಾಯಕ್ಕೆ ಅಲ್ಲಾಹನೇ ಸಾಕು.

وَاللَّهُ أَعْلَمُ بِأَعْدَائِكُمْ وَكَفَىٰ بِاللَّهِ
وَلِيًّا وَكَفَىٰ بِاللَّهِ نَصِيرًا ﴿٤٥﴾

46. ಯಹೂದಿಯರಾದವರಲ್ಲಿ ಕೆಲವರು ಮಾತುಗಳನ್ನು ಅವುಗಳ ಸ್ಥಾನದಿಂದ ಬದಲಾಯಿಸಿ ಬಿಡುವವರೂ ಇದ್ದಾರೆ.⁴⁵ ಸತ್ಯಧರ್ಮದ ವಿರುದ್ಧ ಕೇಡುಂಟುಮಾಡಲು ತಮ್ಮ ನಾಲಗೆಗಳನ್ನು ತಿರುಚಿ, 'ಸಮಿಲ್‌ನಾ ವ ಅಸೈನಾ'⁴⁶, 'ಇಸ್ಮಲ್ ಗೈರ ಮುಸ್ಮಿನ್'⁴⁷ ಮತ್ತು 'ರಾಇನಾ'⁴⁸ ಎಂದು ಹೇಳುತ್ತಾರೆ. ಇಷ್ಟಾಗಿ ಅವರು, 'ಸಮಿಲ್‌ನಾ ವ ಅತಲ್‌ನಾ' (ನಾವು ಆಲಿಸಿದವು ಮತ್ತು ಅನುಸರಿಸಿದವು) 'ಇಸ್ಮಲ್' (ಆಲಿಸು) ಮತ್ತು 'ಉನ್‌ಝುರ್' (ನಮ್ಮ ಕಡೆ ಗಮನಿಸಿರಿ) ಎಂದು ಹೇಳುತ್ತಿದ್ದರೆ ಅದು ಅವರಿಗೇ ಉತ್ತಮವೂ ನೇರ ಮಾರ್ಗವೂ ಆಗಿತ್ತು. ಆದರೆ, ಅವರ ಮಿಥ್ಯಾರಾಧನೆಯ ಕಾರಣದಿಂದ ಅವರ ಮೇಲೆ ಅಲ್ಲಾಹನ ಶಾಪ ಬಿದ್ದಿರುತ್ತದೆ. ಆದುದರಿಂದ ಅವರು ಸ್ವಲ್ಪ ಮಾತ್ರವೇ ವಿಶ್ವಾಸ ವಿಡುತ್ತಾರೆ.

مِنَ الَّذِينَ هَادُوا يُحَرِّفُونَ الْكَلِمَ عَن
مَوَاضِعِهِ وَيَقُولُونَ سَمِعْنَا وَعَصَيْنَا
وَإِسْرَعْنَا غَيْرَ مُسْمِعٍ وَرَاعِنَا لِيَّأْسِنْتَهُمْ
وَطَعْنَا فِي الدِّينِ وَكُؤُوهُمْ قَالُوا سَمِعْنَا
وَاطَعْنَا وَإِسْرَعْنَا وَنَظَرْنَا لَكَانَ خَيْرًا لَّهُمْ
وَاقْوَمُوا وَلَكِنْ لَعَنَهُمُ اللَّهُ بِكُفْرِهِمْ
فَلَا يُؤْمِنُونَ إِلَّا قَلِيلًا ﴿٤٦﴾

ತಲೆದೋರಿದ್ದು ನೀರು ಇಲ್ಲದಾಗ ಅವನು 'ತಯಮ್ಮುಮ್' ಮಾಡಿ ನಮಾಝ್ ನಿರ್ವಹಿಸಬಹುದು. ಅವನು ರೋಗಿಯಾಗಿದ್ದು ವುಝೂ ಅಥವಾ ಸ್ನಾನದಿಂದ ಅವನಿಗೆ ಹಾನಿ ಸಂಭವಿಸುವುದಾದರೆ ನೀರು ಇದ್ದಾಗಲೂ ತಯಮ್ಮುಮ್‌ನ ಅನುಮತಿಯಿಂದ ಪ್ರಯೋಜನ ಪಡೆಯಬಹುದು.

45. ಇದಕ್ಕೆ ಮೂರು ಅರ್ಥಗಳಿವೆ. ಮೊದನೆಯದಾಗಿ ಅಲ್ಲಾಹನ ಗ್ರಂಥದ ಪದಗಳನ್ನು ಮಾರ್ಪಡಿಸುತ್ತಾರೆ. ಎರಡನೆಯದಾಗಿ ತಮ್ಮದೇ ಆದ ವ್ಯಾಖ್ಯಾನಗಳಿಂದ ಗ್ರಂಥದ ಬಗ್ಗೆ ಒಂದಕ್ಕೊಂದು ಅರ್ಥ ಕಲ್ಪಿಸುತ್ತಾರೆ. ಮೂರನೆಯದಾಗಿ ಅವರು ಪ್ರವಾದಿ ಮುಹಮ್ಮದ್(ಸ) ಮತ್ತವರ ಅನುಯಾಯಿಗಳ ಜೊತೆ ಅವರ ಮಾತುಗಳನ್ನು ಆಲಿಸುತ್ತಾರೆ ಮತ್ತು ಅಲ್ಲಿಂದ ಮರಳಿದ ನಂತರ ಜನರೊಡನೆ ಅದನ್ನು ತಪ್ಪಾಗಿ ವಿವರಿಸುತ್ತಾರೆ. ಒಂದು ವಿಚಾರವನ್ನು ಪ್ರಸ್ತಾಪಿಸಲಾಗಿದ್ದರೆ ಅವರು ತಮ್ಮ ಕುತಂತ್ರದಿಂದ ಅದಕ್ಕೆ ಬೇರೆಯೇ ಬಣ್ಣಕೊಟ್ಟು ಜನರಲ್ಲಿ ಪ್ರಚುರ ಪಡಿಸುತ್ತಾರೆ.

46. ಅರ್ಥಾತ್- ಅವರಿಗೆ ಅಲ್ಲಾಹನ ಆದೇಶವನ್ನು ಕೊಡಲಾದಾಗ ಅವರು ಜೋರಾಗಿ 'ಸಮಿಲ್‌ನಾ' (ನಾವು ಆಲಿಸಿದವು) ಎನ್ನುತ್ತಾರೆ ಮತ್ತು ಮೆಲ್ಲನೆ 'ಅಸೈನಾ' (ನಾವು ಒಪ್ಪಲಿಲ್ಲ) ಎನ್ನುತ್ತಾರೆ. ಅಥವಾ 'ಅತಲ್‌ನಾ' (ನಾವು ಸಮ್ಮತಿಸಿದವು) ಎಂಬ ಪದವನ್ನು 'ಅಸೈನಾ' (ನಾವು ಒಪ್ಪಲಿಲ್ಲ) ಎಂಬ ಅರ್ಥ ಬರುವ ಧಾಟಿಯಲ್ಲಿ ಉಚ್ಚರಿಸುತ್ತಾರೆ.

47. ಅರ್ಥಾತ್- ಮಾತನಾಡುವಾಗ ಅವರು ಪ್ರವಾದಿವರ್ಯರೊಡನೆ(ಸ) ಏನಾದರೂ ಹೇಳಬಯಸಿದರೆ 'ಇಸ್ಮಲ್' (ಇತ್ತ ಕೇಳಿರಿ) ಎನ್ನುತ್ತಾರೆ. ಅದರ ಜೊತೆಗೆ ದ್ವಯಾರ್ಥಗಳುಳ್ಳ 'ಗೈರಮುಮ್‌ಇನ್' ಎಂಬ ಪದವನ್ನೂ ಹೇಳಿ ಬಿಡುತ್ತಾರೆ. ಅರ್ಥಾತ್ ತಾವು ಎಷ್ಟು ಶ್ರೇಷ್ಠರೆಂದರೆ ತಮ್ಮಿಚ್ಚಿಗೆ ವಿರುದ್ಧ ಯಾವುದೇ ಮಾತನ್ನೂ ನಾವು ಹೇಳುವಂತಿಲ್ಲ. ಇನ್ನೊಂದು ಅರ್ಥ ನಿಮಗೆ ಯಾವುದನ್ನೂ ಹೇಳಲು ನೀವು ಅರ್ಹರಲ್ಲ ಎಂದಾಗುತ್ತದೆ. ಮತ್ತೊಂದು ಅರ್ಥ ದೇವನು ನಿಮ್ಮನ್ನು ಕಿವುಡನಾಗಿ ಮಾಡಲಿ ಎಂದಾಗಿದೆ.

48. ಇದರ ವಿವರಣೆ ಅಲ್‌ಬಕರಃ ಅಧ್ಯಾಯದ 36ನೆಯ ಟಿಪ್ಪಣಿಯಲ್ಲಿ ಬಂದಿದೆ.

47. ಓ ಗ್ರಂಥ ನೀಡಲ್ಪಟ್ಟವರೇ, ನಾವೀಗ ಅವತೀರ್ಣಗೊಳಿಸಿರುವ ಹಾಗೂ ನಿಮ್ಮ ಬಳಿ ಮೊದಲೇ ಇದ್ದ ಗ್ರಂಥವನ್ನು ಸಮರ್ಥಿಸುವ ಈ ಗ್ರಂಥವನ್ನು ಮಾನ್ಯ ಮಾಡಿರಿ. ನಾವು ಮುಖಗಳನ್ನು ವಿರೂಪಗೊಳಿಸಿ ಹಿಂದಕ್ಕೆ ತಿರುಗಿಸಿ ಬಿಡುವ ಅಥವಾ 'ಸಬ್ತ'ನ ವರನ್ನು ಶಪಿಸಿದಂತೆಯೇ ಅವರನ್ನೂ ಶಪಿಸಿ ಬಿಡುವ ಮುಂಚೆಯೇ ವಿಶ್ವಾಸವಿಡಿರಿ. ಅಲ್ಲಾಹನ ಆಜ್ಞೆಯು ಅನುಷ್ಠಾನಕ್ಕೆ ಬಂದೇ ತೀರುವುದೆಂಬುದನ್ನು ನೆನಪಿಡಿರಿ.

يَا أَيُّهَا الَّذِينَ آمَنُوا الْكِتَابَ الَّذِي نَزَّلْنَا
مُصَدِّقًا لِمَا مَعَكُمْ مِنْ قَبْلِ أَنْ نَطْغَى
وُجُوهًا فَتَرُدَّهَا عَلَى أَدْبَارِهَا أَوْ نَلْعَنَهُمْ
كَمَا لَعَنَّا أَصْحَابَ السَّبْتِ وَكَانَ
أَمْرُ اللَّهِ مَفْعُولًا ﴿٤٧﴾

48. ಅಲ್ಲಾಹನು ತನ್ನೊಂದಿಗೆ ಇತರರನ್ನು ಸಹಭಾಗಿಗಳನ್ನಾಗಿ ಮಾಡುವುದನ್ನು ಮಾತ್ರ ಎಂದೆಂದಿಗೂ ಕ್ಷಮಿಸುವುದಿಲ್ಲ. ಅದರ ಹೊರತು ಅವನು ಕ್ಷಮಿಸಲಿಚ್ಛಿಸುವ ಇತರ ಎಲ್ಲವನ್ನೂ ಕ್ಷಮಿಸುವನು. ಅಲ್ಲಾಹನೊಂದಿಗೆ ಇತರ ಯಾರನ್ನಾದರೂ ಸಹಭಾಗಿಯನ್ನಾಗಿ ಮಾಡಿದವನು ಅತಿ ದೊಡ್ಡ ಸುಳ್ಳನ್ನು ಸೃಷ್ಟಿಸಿದನು ಮತ್ತು ಅತ್ಯಂತ ಘೋರ ಪಾಪವೆಸಗಿದನು.

إِنَّ اللَّهَ لَا يَغْفِرُ أَنْ يُشْرَكَ بِهِ وَيَغْفِرُ
مَا دُونُ ذَلِكَ لِمَنْ يَشَاءُ وَمَنْ يُشْرِكْ
بِاللَّهِ فَقَدْ افْتَرَى إِثْمًا عَظِيمًا ﴿٤٨﴾

49. ತಮ್ಮ ಪಾವಿತ್ರ್ಯದ ಕುರಿತು ಅತಿಯಾಗಿ ಹಿಗ್ಗುವವರನ್ನು ನೀವು ನೋಡಿದಿರಾ? ವಸ್ತುತಃ ಪಾವಿತ್ರ್ಯವನ್ನು ಅಲ್ಲಾಹನೇ ತಾನಿಚ್ಛಿಸಿದವರಿಗೆ ದಯಪಾಲಿಸುತ್ತಾನೆ ಮತ್ತು (ಇವರಿಗೆ ಪಾವಿತ್ರ್ಯ ಒದಗುತ್ತಿಲ್ಲವಾದರೆ ವಾಸ್ತವದಲ್ಲಿ) ಇವರ ಮೇಲೆ ಕಿಂಚಿತ್ತೂ ಅನ್ಯಾಯವಾಗುತ್ತಿಲ್ಲ.

أَلَمْ تَرَ إِلَى الَّذِينَ يَزْكُونَ أَنْفُسَهُمْ بَلِ
اللَّهُ يَزْكِي مَنْ يَشَاءُ وَلَا يَطْلُسُونَ قَتِيلًا ﴿٤٩﴾

50. ಇವರು ಅಲ್ಲಾಹನ ಮೇಲೂ ಮಿಥ್ಯಾಪಾದನೆ ಹೊರಿಸಲು ಹೇಸದಿರುವುದನ್ನು ನೋಡಿಕೊಳ್ಳಿರಿ. ಇವರು ಸೃಷ್ಟವಾದ ಪಾಪಿಗಳಾಗಿರುತ್ತಾರೆಂಬುದಕ್ಕೆ ಈ ಒಂದು ಪಾಪವೇ ಸಾಕು.

أَنْظُرْ كَيْفَ يَفْتَرُونَ عَلَى اللَّهِ الْكَذِبَ
وَكَفَى بِهِ إِثْمًا مُّبِينًا ﴿٥٠﴾

51. ಗ್ರಂಥ ಜ್ಞಾನದಿಂದ ಒಂದಂಶ ನೀಡಲ್ಪಟ್ಟವರನ್ನು ನೀವು ಕಾಣಲಿಲ್ಲವೇ? ಅವರು 'ಜಿಬ್ತ'⁴⁹ ಮತ್ತು 'ತಾಗೂತ್'⁵⁰ಗಳನ್ನು ನಂಬುತ್ತಾರೆ. ಅವರು ಸತ್ಯನಿಷೇಧಿಗಳ ಕುರಿತು, ಸತ್ಯವಿಶ್ವಾಸಿಗಳಿ

أَلَمْ تَرَ إِلَى الَّذِينَ أُوتُوا نَصِيبًا مِنَ الْكِتَابِ
يُؤْمِنُونَ بِالْجِبْتِ وَالطَّاغُوتِ وَيَقُولُونَ
لِلَّذِينَ كَفَرُوا هُمْ أَهْدَىٰ مِنَ

49. 'ಜಿಬ್ತ'ನ ನಿಜಾರ್ಥ ಅಪಾಸ್ತವಿಕ, ಕ್ಷುದ್ರ ಮತ್ತು ನಿರರ್ಥಕ ವಿಷಯಗಳು ಎಂದಾಗಿದೆ. ಇಸ್ಲಾಮಿ ಪಾರಿಭಾಷಿಕದಲ್ಲಿ ಜ್ಯೋತಿಷ್ಯ, ಶಕುನ, ಅದೃಷ್ಟ ಪರೀಕ್ಷೆ, ಜಾದೂ, ಮಂತ್ರ, ಮುಹೂರ್ತ ಇತ್ಯಾದಿ ಭ್ರಾಮಕ ವಿಷಯಗಳು 'ಜಿಬ್ತ'ನಲ್ಲಿ ಸೇರಿವೆ.

50. ವಿವರಣೆಗಾಗಿ ಅಲ್-ಬಕರ: ಅಧ್ಯಾಯದ ಟಿಪ್ಪಣಿ 89-90 ನೋಡಿರಿ.

- ಗಿಂತ ಇವರೇ ಹೆಚ್ಚು ನೇರಮಾರ್ಗದಲ್ಲಿದ್ದಾರೆಂದು ಹೇಳುತ್ತಾರೆ.⁵¹
52. ಅಲ್ಲಾಹನು ಶಪಿಸಿರುವುದು ಇಂತಹವರನ್ನೇ. ಅಲ್ಲಾಹ್ ಯಾರನ್ನಾ ದರೂ ಶಪಿಸಿಬಿಟ್ಟರೆ ನೀವು ಅವನಿಗೆ ಯಾವ ಸಹಾಯಕನನ್ನೂ ಕಾಣಲಾರಿರಿ.
53. ಅಧಿಕಾರದಲ್ಲಿ ಇವರಿಗೇನಾದರೂ ಪಾಲು ಇದೆಯೇ? ಹಾಗಿರುತ್ತಿದ್ದರೆ ಇವರು ಇತರರಿಗೆ ಚಿಕ್ಕಾಸನ್ನೂ ಕೊಡುತ್ತಿರಲಿಲ್ಲ.
54. ಮತ್ತೇನು ಅಲ್ಲಾಹನು ಇತರರಿಗೆ ತನ್ನ ಅನುಗ್ರಹ ಪ್ರದಾನ ಮಾಡಿದುದಕ್ಕಾಗಿ ಇವರು ಅವರ ಬಗ್ಗೆ ಅಸೂಯೆ ಪಡುತ್ತಾರೆಯೇ? ಹಾಗಿದ್ದರೆ ಇವರು ತಿಳಿದಿರಲಿ, ನಾವು ಇಬ್‌ರಾಹೀಮರ ಸಂತತಿಗೆ ಗ್ರಂಥ ಮತ್ತು ದಿವ್ಯಯುಕ್ತಿಯನ್ನು ದಯಪಾಲಿಸಿದ್ದೆವು ಮತ್ತು ಅವರಿಗೆ ಮಹಾ ಸಾಮ್ರಾಜ್ಯವನ್ನು ಕರುಣಿಸಿದ್ದೆವು.
55. ಆದರೆ ಅವರಲ್ಲಿ ಕೆಲವರು ಅವರ ಮೇಲೆ ವಿಶ್ವಾಸವಿರಿಸಿದರು ಇನ್ನು ಕೆಲವರು ವಿಮುಖರಾದರು. ವಿಮುಖರಾದವರಿಗಂತು ಧಗಧಗಿಸುವ ನರಕಾಗ್ನಿಯೇ ಸಾಕು.⁵²
56. ನಮ್ಮ ನಿದರ್ಶನಗಳನ್ನು ನಿಷೇಧಿಸಿದವರನ್ನು ನಾವು ನಿಶ್ಚಯವಾಗಿಯೂ ನರಕಾಗ್ನಿಗೆ ತಳ್ಳಿಬಿಡುವೆವು. ಅವರ ಮೈಚರ್ಮ ಕರಟಿ ಹೋದಾಗಲೆಲ್ಲ ಅವರು ಶಿಕ್ಷೆಯನ್ನು ಚೆನ್ನಾಗಿ ಸವಿಯುವಂತಾಗಲು ನಾವು ಅದರ ಸ್ಥಾನದಲ್ಲಿ ಬೇರೆ ಚರ್ಮವನ್ನು ಸೃಷ್ಟಿಸುತ್ತ ಹೋಗುವೆವು. ಅಲ್ಲಾಹನು ಮಹಾ ಪ್ರತಾಪಿಯಾಗಿದ್ದು ತನ್ನ ತೀರ್ಮಾನಗಳನ್ನು ಕಾರ್ಯಾಚರಣೆಗೆ ತರುವ ಯುಕ್ತಿಯನ್ನು ಚೆನ್ನಾಗಿ ಬಲ್ಲವನಾಗಿರುತ್ತಾನೆ.
57. ನಮ್ಮ ನಿದರ್ಶನಗಳನ್ನು ಮಾನ್ಯ ಮಾಡಿಕೊಂಡು ಸತ್ಕರ್ಮ ಮಾಡಿದವರಿಗೆ ನಾವು ತಳ ಭಾಗದಲ್ಲಿ ಕಾಲುವೆಗಳು

الَّذِينَ آمَنُوا سَبِيلًا ۝

أُولَٰئِكَ الَّذِينَ لَعَنَهُمُ اللَّهُ وَمَنْ يَلْعَنِ اللَّهُ فَلَنْ تَجِدَ لَهُ نَصِيرًا ۝

أَمْ لَهُمْ نَصِيبٌ مِّنَ الْمَالِ فَإِذَا آلَتْهُنَّ النَّاسُ تَفِيرًا ۝

أَمْ يَحْسُدُونَ النَّاسَ عَلَىٰ مَا آتَاهُمُ اللَّهُ مِنْ فَضْلِهِ فَقَدْ آتَيْنَا آلَ إِبْرَاهِيمَ الْكِتَابَ وَالْحِكْمَةَ وَآتَيْنَاهُمْ مُلْكًا عَظِيمًا ۝

فَمِنْهُمْ مَّنْ آمَنَ بِهِ وَمِنْهُمْ مَّنْ صَدَّ عَنْهُ ۖ وَكُفِيَٰ بِجَهَنَّمَ سَعِيرًا ۝

إِنَّ الَّذِينَ كَفَرُوا بِآيَاتِنَا سَوْفَ نُصَلِّيهِمْ نَارًا ۖ كُلَّمَا نَضِجَتْ جُلُودُهُمْ بَدَّلْنَاهُمْ جُلُودًا غَيْرَهَا لِيَذُوقُوا الْعَذَابَ ۗ إِنَّ اللَّهَ كَانَ عَزِيزًا حَكِيمًا ۝

وَالَّذِينَ آمَنُوا وَعَمِلُوا الصَّالِحَاتِ سَنُدْخِلُهُمْ جَنَّاتٍ تَجْرِي مِنْ تَحْتِهَا الْأَنْهَارُ خَالِدِينَ

51. ಇಲ್ಲಿ ಸತ್ಯನಿಷೇಧಕರು ಎಂದರೆ ಅರೇಬಿಯಾದ ಬಹುದೇವಾರಾಧಕರು.

52. ಇಲ್ಲಿ ಬನೀ ಇಸ್ರಾಅೀಲರ ಅಸೂಯೆಯ ಮಾತುಗಳಿಗೆ ಉತ್ತರಿಸಲಾಗಿದೆ ಎಂಬುದನ್ನು ನೆನಪಿಟ್ಟುಕೊಳ್ಳಬೇಕು. ಅರ್ಥಾತ್ ನೀವು ಅಸೂಯೆ ಪಡುವುದಾದರೂ ಯಾವ ಕಾರಣಕ್ಕಾಗಿ? ನೀವೂ ಇಬ್‌ರಾಹೀಮರ ಸಂತತಿಯೇ ಆಗಿದ್ದೀರಿ. ಅಂತೆಯೇ ಬನೀ ಇಸ್ರಾಅೀಲ್ ಕೂಡ ಇಬ್‌ರಾಹೀಮರ ಸಂತತಿಯಾಗಿದ್ದಾರೆ. ಇಬ್‌ರಾಹೀಮರಿಂದ ನಾವು ಪಡೆದಿದ್ದ ನಾಯಕತ್ವದ ಕರಾರು ಇಬ್‌ರಾಹೀಮರ ಸಂತತಿಯ ಪೈಕಿ, ನಾವು ಕಳುಹಿಸಿದ ಗ್ರಂಥ ಮತ್ತು ಯುಕ್ತಿಯನ್ನು ಅನುಸರಿಸುವವರಿಗೆ ಮಾತ್ರ ಅನ್ವಯವಾಗುತ್ತಿತ್ತು. ಈ ಗ್ರಂಥ ಮತ್ತು ಯುಕ್ತಿಯನ್ನು ನಾವು ಮೊದಲು ನಿಮ್ಮೆಡೆಗೆ ಕಳುಹಿಸಿದೆವು. ಆದರೆ ನೀವು ನಿಮ್ಮ ಅನರ್ಹತೆಯಿಂದಾಗಿ ಅದರಿಂದ ವಿಮುಖರಾದಿರಿ. ಈಗ ಅದನ್ನೇ ನಾವು ಬನೀಇಸ್ರಾಅೀಲರಿಗೆ ದಯಪಾಲಿಸಿದ್ದೇವೆ. ಅವರು ಅದರ ಮೇಲೆ ವಿಶ್ವಾಸವಿಟ್ಟಿರುವುದು ಅವರ ಪಾಲಿನ ಸೌಭಾಗ್ಯವಾಗಿದೆ.

ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶ ಕೊಡುವೆವು. ಅಲ್ಲಿ ಅವರು ಅನಂತ ಕಾಲ ನೆಲೆಸುವರು. ಅಲ್ಲಿ ಅವರಿಗೆ ಪರಿಶುದ್ಧ ಜೊತೆಗಾರರು ಸಿಗುವರು ಮತ್ತು ನಾವು ಅವರನ್ನು ದಟ್ಟವಾದ ನೆರಳಲ್ಲಿರಿಸುವೆವು.

فِيهَا أَبَدًا لَهُمْ فِيهَا أزْوَاجٌ مُّطَهَّرَةٌ
وَنُدْخِلُهُمْ ظِلًّا ظَلِيلًا ﴿٥٨﴾

58. ಮುಸ್ಲಿಮರೇ, ಅಮಾನತ್ತುಗಳನ್ನು ಅವುಗಳ ಹಕ್ಕುದಾರರಿಗೆ ಒಪ್ಪಿಸಿಕೊಡಿದರೆಂದೂ ಜನರೊಳಗೆ ತೀರ್ಪು ನೀಡುವಾಗ ನ್ಯಾಯದೊಂದಿಗೆ ತೀರ್ಪು ನೀಡಿದರೆಂದೂ⁵³ ಅಲ್ಲಾಹನು ನಿಮಗೆ ಆಜ್ಞೆ ವಿಧಿಸುತ್ತಾನೆ. ಅಲ್ಲಾಹನು ನಿಮಗೆ ಅತ್ಯುತ್ತಮ ಉಪದೇಶ ವನ್ನೀಯುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹ್ ಸರ್ವಶ್ರುತನೂ ಸರ್ವವೀಕ್ಷಕನೂ ಆಗಿರುತ್ತಾನೆ.

إِنَّ اللَّهَ يَأْمُرُكُمْ أَنْ تُؤَدُّوا الْأَمَانَاتِ إِلَىٰ
أَهْلِهَا وَإِذَا حَكَمْتُمْ بَيْنَ النَّاسِ أَنْ
تَحْكُمُوا بِالْعَدْلِ إِنَّ اللَّهَ نِعِمَّا يَعِظُكُمْ
بِهِ إِنَّ اللَّهَ كَانَ سَمِيعًا بَصِيرًا ﴿٥٩﴾

59. ಓ ಸತ್ಯವಿಶ್ವಾಸಿಗಳೇ, ಅಲ್ಲಾಹನ ಆಜ್ಞಾಪಾಲನೆ ಮಾಡಿರಿ, ಸಂದೇಶವಾಹಕರ ಮತ್ತು ನಿಮ್ಮೊಳಗಿನ 'ಉಲುಲ್ ಅಮ್'ರ (ಆಜ್ಞಾಧಿಕಾರ ಹೊಂದಿದವರ) ಆಜ್ಞಾಪಾಲನೆ ಮಾಡಿರಿ. ಅನಂತರ ನಿಮ್ಮೊಳಗೆ ಯಾವುದಾದರೊಂದು ವಿಷಯದಲ್ಲಿ ವಿವಾದವುಂಟಾದರೆ ನೀವು ನಿಜಕ್ಕೂ ಅಲ್ಲಾಹನ ಮತ್ತು ಅಂತಿಮ ದಿವಸದ ಮೇಲೆ ವಿಶ್ವಾಸವಿರಿಸುತ್ತೀರಾದರೆ ಆ ವಿವಾದವನ್ನು ಅಲ್ಲಾಹ್ ಮತ್ತು ಸಂದೇಶವಾಹಕರ ಕಡೆಗೆ ತಿರುಗಿಸಿರಿ.⁵⁴ ಇದುವೇ ಅತ್ಯಂತ ಸರಿಯಾದ ಕರ್ಮ ವಿಧಾನ. ಇದು ಪರಿಣಾಮದ ದೃಷ್ಟಿಯಿಂದಲೂ ಉತ್ತಮವಾಗಿದೆ.

يَا أَيُّهَا الَّذِينَ آمَنُوا أَطِيعُوا اللَّهَ وَأَطِيعُوا
الرَّسُولَ وَأُولِي الْأَمْرِ مِنْكُمْ فَإِن
تَنَازَعْتُمْ فِي شَيْءٍ فَرُدُّوهُ إِلَى اللَّهِ وَالرَّسُولِ
إِن كُنْتُمْ تُؤْمِنُونَ بِاللَّهِ وَالْيَوْمِ الْآخِرِ
ذَٰلِكَ خَيْرٌ وَأَحْسَنُ تَأْوِيلًا ﴿٦٠﴾

53. ಅರ್ಥಾತ್- ಬನೀಇಸ್ರಾಕೀಲರು ನಿರತವಾಗಿರುವಂತಹ ಕೆಡುಕುಗಳಿಂದ ನೀವು ಮುಕ್ತವಾಗಿರಬೇಕು. ತಮ್ಮ ಪತನ ಕಾಲದಲ್ಲಿ ಅವರು ತಮ್ಮ ಅಮಾನತ್ತುಗಳನ್ನು ಅರ್ಥಾತ್ ಹೊಣೆಗಾರಿಕೆಯ ಪದವಿಗಳು, ಧಾರ್ಮಿಕ ನೇತೃತ್ವ ಮತ್ತು ಸಾಮುದಾಯಿಕ ನಾಯಕತ್ವವನ್ನು ಅಯೋಗ್ಯರು, ಸಂಕುಚಿತಮತಿಗಳು, ನೀತಿ ಬಾಹಿರರು, ಅಪ್ರಾಮಾಣಿಕರು ಮತ್ತು ದುರಾಚಾರಿಗಳಿಗೆ ನೀಡಿದ್ದರು. ಇದು ಅವರಲ್ಲಿದ್ದ ಮೂಲಭೂತ ಕೆಡುಕುಗಳಲ್ಲಿ ಒಂದಾಗಿತ್ತು. ಹೀಗೆ ಕೆಟ್ಟ ವ್ಯಕ್ತಿಗಳ ನಾಯಕತ್ವದಿಂದ ಸಮಸ್ತ ಸಮುದಾಯದಲ್ಲಿ ಕೆಡುಕು ಆವರಿಸುತ್ತಾ ಹೋಯಿತು. ನೀವು ಈ ರೀತಿ ಮಾಡಬಾರದು ಎಂದು ಇಲ್ಲಿ ಮುಸ್ಲಿಮರಿಗೆ ಮಾರ್ಗದರ್ಶನ ಕೊಡಲಾಗುತ್ತಿದೆ. ಬನೀ ಇಸ್ರಾಕೀಲರ ಇನ್ನೊಂದು ದೌರ್ಬಲ್ಯ ಅವರು ನ್ಯಾಯದ ಸ್ಫೂರ್ತಿಯಿಂದ ಮುಕ್ತರಾದುದಾಗಿತ್ತು. ವೈಯಕ್ತಿಕ ಮತ್ತು ಸಾಮುದಾಯಿಕ ಉದ್ದೇಶಗಳಿಗಾಗಿ ಅವರು ತಮ್ಮ ವಿಶ್ವಾಸವನ್ನು ನುಂಗಿ ಬಿಡಲು ಅಂಜುತ್ತಿರಲಿಲ್ಲ. ಸುವ್ಯಕ್ತವಾದ ಹಟಮಾರಿತನ ಪ್ರದರ್ಶಿಸುತ್ತಿದ್ದರು. ನ್ಯಾಯವನ್ನು ಬಹಿರಂಗವಾಗಿ ಕೊಲೆ ಮಾಡಲು ಅವರು ಹೇಸುತ್ತಿರಲಿಲ್ಲ. ನೀವು ಈ ರೀತಿ ನ್ಯಾಯಬಾಹಿರರಾಗಿ ಮಾರ್ಪಡಬಾರದು ಎಂದು ಅಲ್ಲಾಹನು ಇಲ್ಲಿ ಮುಸ್ಲಿಮರಿಗೆ ಮಾರ್ಗದರ್ಶನ ನೀಡುತ್ತಿದ್ದಾನೆ. ನಿಮ್ಮ ಮಿತ್ರತ್ವ ಮತ್ತು ಶತ್ರುತ್ವ ಯಾರೊಂದಿಗಿದ್ದರೂ ಸರಿಯೇ. ಎಲ್ಲಾ ಸಂದರ್ಭಗಳಲ್ಲೂ ಮಾತನಾಡುವಾಗ ನೀವು ನ್ಯಾಯಪೂರ್ಣ ಮಾತನ್ನೇ ಆಡಬೇಕು. ತೀರ್ಪು ನೀಡುವಾಗ ನ್ಯಾಯಯುತವಾಗಿಯೇ ನೀಡಬೇಕು.

54. ಆ ಸೂಕ್ತ ಇಸ್ಲಾಮಿನ ಸಮಸ್ತ ಧಾರ್ಮಿಕ, ಸಾಂಸ್ಕೃತಿಕ ಮತ್ತು ರಾಜಕೀಯ ವ್ಯವಸ್ಥೆಯ ಬುನಾದಿಯಾಗಿದೆ. ಇದು ಇಸ್ಲಾಮೀ ವ್ಯವಸ್ಥೆಯ ಸಂವಿಧಾನದ ಮೊದಲ ಪರಿಚ್ಛೇದವಾಗಿದೆ. ಇದರಲ್ಲಿ ಈ ಕೆಳಗಿನ ನಾಲ್ಕು ತತ್ವಗಳನ್ನು ಶಾಶ್ವತವಾಗಿ ನೆಲೆಗೊಳಿಸಲಾಗಿದೆ-

1. ಇಸ್ಲಾಮೀ ವ್ಯವಸ್ಥೆಯಲ್ಲಿ ಅನುಸರಣಾರ್ಹ ಕೇವಲ ಅಲ್ಲಾಹನಾಗಿದ್ದಾನೆ. ಮುಸ್ಲಿಮನು ಮೊಟ್ಟ ಮೊದಲು ಅಲ್ಲಾಹನ ದಾಸನಾಗಿದ್ದಾನೆ, ಬೇರೇನಿದ್ದರೂ ಅನಂತರ.
2. ಪ್ರವಾದಿಯ ಅನುಸರಣೆ ಇಸ್ಲಾಮೀ ವ್ಯವಸ್ಥೆಯ ಎರಡನೆಯ ಬುನಾದಿಯಾಗಿದೆ.
3. ಪೂರ್ವೋಕ್ತ ಎರಡು ಅನುಸರಣೆಗಳ ನಂತರ ಮುಸ್ಲಿಮರ ವೈಕಿಯ 'ಉಲುಲ್ ಅಮ್' ಅರ್ಥಾತ್ ನಾಯಕರ ಅನುಸರಣೆ

60. ಓ ಪೈಗಂಬರರೇ, ನಿಮ್ಮ ಮೇಲೆ ಅವತೀರ್ಣಗೊಳಿಸಲ್ಪಟ್ಟ ಗ್ರಂಥದ ಮೇಲೂ ನಿಮಗಿಂತ ಮೊದಲು ಅವತೀರ್ಣಗೊಳಿಸಲ್ಪಟ್ಟ ಗ್ರಂಥಗಳ ಮೇಲೂ ನಾವು ವಿಶ್ವಾಸವಿಟ್ಟೆವೆಂದು ಕಂಠೋಕ್ತ ವಾದಿಸುವವರನ್ನು ನೀವು ನೋಡಿಲ್ಲವೇ? ಆದರೆ ಅವರು ತಮ್ಮ ವ್ಯವಹಾರಗಳ ತೀರ್ಮಾನ ಮಾಡಿಸಲು 'ತಾಗೂತ್'ನ್ನು ಸಮೀಪಿಸುತ್ತಾರೆ. ವಸ್ತುತಃ ಅವರಿಗೆ ತಾಗೂತ್‌ನ್ನು ನಿರಾಕರಿಸಲು ಆಜ್ಞಾಪಿಸಲಾಗಿತ್ತು.⁵⁵ ಶೈತಾನನು ಅವರನ್ನು ದಾರಿತಪ್ಪಿಸಿ, ನೇರ ಮಾರ್ಗದಿಂದ ಬಹುದೂರ ಕೊಂಡೊಯ್ಯಲಿಚ್ಛಿಸುತ್ತಾನೆ.

الَّذِينَ يَزْعُمُونَ أَنَّهُمْ آمِنُوا بِمَا
أُنزِلَ إِلَيْكَ وَمَا أُنزِلَ مِنْ قَبْلِكَ يُرِيدُونَ
أَنْ يَتَّخِذُوا إِلَى الظَّالِمِينَ وَقد أَوْرُوا
أَنْ يَكْفُرُوا بِهِ وَيُرِيدُ الشَّيْطَانُ أَنْ
يُضِلَّهُمْ صُلًّا بَعِيدًا ﴿٥٥﴾

61. ಅಲ್ಪಾಹನು ಅವತೀರ್ಣಗೊಳಿಸಿದುದರ ಕಡೆಗೆ ಬನ್ನಿರಿ ಮತ್ತು ಸಂದೇಶವಾಹಕರ ಕಡೆಗೆ ಬನ್ನಿರಿ ಎಂದು ಅವರೊಡನೆ ಹೇಳಿದಾಗ ಈ ಕಪಟವಿಶ್ವಾಸಿಗಳು ನಿಮ್ಮ ಬಳಿಗೆ ಬರುವುದರಿಂದ ಜಾರಿಕೊಳ್ಳುತ್ತಿರುವುದನ್ನು ನೀವು ನೋಡುತ್ತೀರಿ.

وَإِذْ أَقِيلَ لَهُمْ تَعَالَوْا إِلَى مَا أَنْزَلَ اللَّهُ
وَإِلَى الرَّسُولِ رَأَيْتَ الْمُنَافِقِينَ يَصُدُّونَ
عَنْكَ صُدُودًا ﴿٥٦﴾

62. ಇವರು ತಮ್ಮ ಸ್ವಹಸ್ತಗಳಿಂದ ತಂದ ವಿಪತ್ತು ಇವರ ಮೇಲೆರಗಿದಾಗ ಏನಾಗುತ್ತದೆ? ಆಗ ಇವರು ನಿಮ್ಮ ಬಳಿ ಪ್ರಮಾಣ ಮಾಡುತ್ತ ಬಂದು, "ನಾವಂತು ದೇವನಾಣೆಗೂ ಒಳಿತನ್ನೇ ಬಯಸುತ್ತಿದ್ದೆವು ಮತ್ತು ನಮ್ಮ ಉದ್ದೇಶವು ಉಭಯತ್ರ ರೊಳಗೆ ಹೇಗಾದರೂ ಸಾಮರಸ್ಯವೇರ್ಪಡಿಸುವುದೇ ಆಗಿತ್ತು" ಎಂದು ಹೇಳುತ್ತಾರೆ.

فَكَيْفَ إِذَا أَصَابَهُمْ مُصِيبَةٌ بِمَا قَدَّمَتْ
أَيْدِيَهُمْ ثُمَّ جَاءُوكَ يَحْلِفُونَ بِاللَّهِ
إِنْ أَرَدْنَا إِلَّا إِحْسَانًا وَتَوْفِيقًا ﴿٥٧﴾

63. ಅವರ ಮನಸ್ಸಿನಲ್ಲಿರುವುದೆಲ್ಲಾ ಅಲ್ಪಾಹನಿಗೆ ತಿಳಿದಿದೆ. ಅವರೊಂದಿಗೆ ಪ್ರತಿರೋಧಿಸಬೇಡಿರಿ. ಅವರಿಗೆ ತಿಳಿಯ ಹೇಳಿರಿ ಮತ್ತು ಅವರ ಮನಸ್ಸಿಗೆ ನಾಟುವಂತಹ ಉಪದೇಶ ಕೊಡಿರಿ.

أُولَئِكَ الَّذِينَ يَعْلَمُ اللَّهُ مَا فِي قُلُوبِهِمْ
فَاعْرِضْ عَنْهُمْ وَعِظْهُمْ وَقُلْ لَهُمْ فِي
أَنْفُسِهِمْ قَوْلًا بَلِيغًا ﴿٥٨﴾

ಮೂರನೆಯದಾಗಿದೆ. 'ಉಲುಲ್ ಅಮ್ರ್' ಎಂದರೆ ಮುಸ್ಲಿಮರ ಸಾಮೂಹಿಕ ವ್ಯವಹಾರಗಳ ನಾಯಕತ್ವ ವಹಿಸುವವರೆಲ್ಲರೂ ಆಗಿದ್ದಾರೆ. ಅವರು ವಿದ್ಯಾಂಸರಾಗಿರಬಹುದು, ರಾಜಕೀಯ ಮಾರ್ಗದರ್ಶನ ನೀಡುವ ನಾಯಕರಾಗಿರಬಹುದು, ದೇಶದ ವ್ಯವಸ್ಥೆಯನ್ನು ಕಾಪಾಡುವ ಅಧಿಕಾರಿಗಳಾಗಿರಬಹುದು, ನ್ಯಾಯ ತೀರ್ಮಾನ ಮಾಡುವ ನ್ಯಾಯಾಧೀಶರಾಗಿರಬಹುದು, ನಾಗರಿಕ ಮತ್ತು ಸಾಮಾಜಿಕ ವಿಷಯಗಳಲ್ಲಿ ಗೋತ್ರಗಳು, ಜನವಾಸ ಪ್ರದೇಶಗಳು ಮತ್ತು ಮೊಹಲ್ಲಾಗಳ ನೇತೃತ್ವ ವಹಿಸುವ ಸರದಾರರಾಗಿರಬಹುದು.

4. ದೇವಾದೇಶ ಮತ್ತು ಪ್ರವಾದಿಚರ್ಯೆ, ಮೂಲಭೂತ ಕಾನೂನು ಮತ್ತು ಅಂತಿಮ ಪ್ರಮಾಣಗಳಾಗಿವೆ. ಮುಸ್ಲಿಮರ ಮಧ್ಯೆ ಅಥವಾ ಸರ್ಕಾರ ಮತ್ತು ಜನರ ನಡುವೆ ಯಾವುದೇ ವಿಷಯದಲ್ಲಿ ಸಮಸ್ಯೆ ತಲೆದೋರಿದರೆ ತೀರ್ಮಾನಕ್ಕಾಗಿ ಕುರ್ಆನ್ ಮತ್ತು ಪ್ರವಾದಿಚರ್ಯೆಯ ಮೊರೆ ಹೋಗಬೇಕಾಗುವುದು. ಅಲ್ಲಿಂದ ಸಿಗುವ ಯಾವುದೇ ತೀರ್ಮಾನವನ್ನು ಎಲ್ಲರೂ ಶಿರಸಾವಹಿಸಿ ಪಾಲಿಸಬೇಕಾಗುವುದು.

55. ಇಲ್ಲಿ 'ತಾಗೂತ್' ಎಂದರೆ ಅಲ್ಪಾಹನ ಕಾನೂನಿನ ಏನಾ ಇತರರ ಕಾನೂನುಗಳ ಆಧಾರದಲ್ಲಿ ತೀರ್ಮಾನಿಸುವ ಅಧಿಕಾರ ಮತ್ತು ಅಲ್ಪಾಹನ ಸಾರ್ವಭೌಮತೆಯನ್ನು ಮತ್ತು ಪ್ರವಾದಿಚರ್ಯೆಯೇ ಅಂತಿಮ ಪ್ರಮಾಣ ಎಂಬುದನ್ನು ಸಮ್ಮತಿಸದ ನ್ಯಾಯಾಂಗವಾಗಿದೆ ಎಂದು ಸ್ಪಷ್ಟವಾಗುತ್ತದೆ.

64. ನಾವು ಪ್ರತಿಯೊಬ್ಬ ಸಂದೇಶವಾಹಕನನ್ನೂ ಅಲ್ಲಾಹನ ಆಜ್ಞೆ ಪ್ರಕಾರ ಅನುಸರಿಸಲ್ಪಡಲಿಕ್ಕಾಗಿಯೇ ಕಳುಹಿಸಿರುತ್ತೇವೆ (ಎಂದು ಅವರಿಗೆ ತಿಳಿಯಹೇಳಿರಿ.) ಅವರು ತಮ್ಮ ಮೇಲೆ ತಾವೇ ಅಕ್ರಮವೆಸಗಿದಾಗ ನಿಮ್ಮ ಬಳಿಗೆ ಬಂದು ಅಲ್ಲಾಹನೊಡನೆ ಕ್ಷಮಾಯಾಚನೆ ಮಾಡುತ್ತಿದ್ದರೆ ಮತ್ತು ಸಂದೇಶವಾಹಕರೂ ಅವರಿಗಾಗಿ ಕ್ಷಮೆ ಬೇಡುತ್ತಿದ್ದರೆ, ಖಂಡಿತವಾಗಿಯೂ ಅಲ್ಲಾಹನು ಪಶ್ಚಾತ್ತಾಪ ಸ್ವೀಕರಿಸುವವನೂ ಕರುಣಾನಿಧಿಯೂ ಆಗಿರುವುದನ್ನು ಅವರು ಕಾಣುತ್ತಿದ್ದರು.

وَمَا أَرْسَلْنَا مِنْ رَّسُولٍ إِلَّا لِيُطَاعَ بِإِذْنِ اللَّهِ وَلَوْ أَنَّهُمْ إِذْ ظَلَمُوا أَنْفُسَهُمْ جَاءُوكَ فَاسْتَغْفَرُوا اللَّهَ وَاسْتَغْفَرَ لَهُمُ الرَّسُولُ لَوَجَدُوا اللَّهَ تَوَّابًا رَحِيمًا ﴿٦٤﴾

65. ಓ ಮುಹಮ್ಮದರೇ! ನಿಮ್ಮ ಪ್ರಭುವಿನಾಣೆ, ಇವರು ತಮ್ಮೊಳಗಿನ ಭಿನ್ನಾಭಿಪ್ರಾಯಗಳಲ್ಲಿ ನಿಮ್ಮನ್ನು ತೀರ್ಪು ನೀಡುವವರೆಂದು ಒಪ್ಪಿಕೊಂಡು ಆ ಬಳಿಕ ನೀವು ಕೊಟ್ಟ ತೀರ್ಪಿನ ಬಗ್ಗೆ ತಮ್ಮ ಮನಸ್ಸಿನಲ್ಲೂ ಯಾವುದೇ ಸಂಕೋಚ ಪಡದೆ ಅದನ್ನು ಸರ್ವ ಸಂಪೂರ್ಣವಾಗಿ ಒಪ್ಪಿಕೊಳ್ಳುವವರೆಗೂ ಅವರು ಖಂಡಿತ ಸತ್ಯವಿಶ್ವಾಸಿಗಳಾಗಲಾರರು.

فَلَا وَرَأَيْكَ لَا يُؤْمِنُونَ حَتَّى يُحَكِّمُوكَ فِيمَا شَجَرَ بَيْنَهُمْ ثُمَّ لَا يَجِدُوا فِي أَنْفُسِهِمْ حَرَجًا مِمَّا قَضَيْتَ وَيُسَلِّمُوا تَسْلِيمًا ﴿٦٥﴾

66. ನೀವು ಪ್ರಾಣಾರ್ಪಣೆ ಮಾಡಿಕೊಳ್ಳಿರಿ ಅಥವಾ ನಿಮ್ಮ ಮನೆಗಳನ್ನು ಬಿಟ್ಟು ಹೊರ ನಡೆಯಿರಿ ಎಂದು ನಾವು ಅವರಿಗೆ ಆಜ್ಞಾಪಿಸಿರುತ್ತಿದ್ದರೆ, ಅವರಲ್ಲಿ ಕೆಲವೇ ಮಂದಿ ಹಾಗೆ ಮಾಡುತ್ತಿದ್ದರು. ವಸ್ತುತಃ ಅವರಿಗೆ ಉಪದೇಶಿಸಲ್ಪಟ್ಟಂತೆ ಅವರು ನಡೆಯುತ್ತಿದ್ದರೆ ಅದು ಅವರ ಮಟ್ಟಿಗೆ ಅತ್ಯುತ್ತಮವೂ ಹೆಚ್ಚು ಸ್ಥಿರತೆಗೆ ಕಾರಣವೂ ಆಗುತ್ತಿತ್ತು.

وَلَوْ أَنَّ كِتَابَنَا عَلَيْهِمْ أَنْ اتَّقَوْا أَنْفُسَكُمْ أَوِ اخْرَجُوا مِنْ دِيَارِكُمْ مَا فَعَلُوهُ إِلَّا قَلِيلٌ مِنْهُمْ وَلَوْ أَنَّهُمْ فَعَلُوا مَا يُوعَظُونَ بِهِ لَكَانَ خَيْرًا لَّهُمْ وَأَشَدَّ تَثْبِيثًا ﴿٦٦﴾

67. ಅವರು ಹಾಗೆ ಮಾಡುತ್ತಿದ್ದರೆ ನಾವು ಅವರಿಗೆ ನಮ್ಮ ಕಡೆಯಿಂದ ಮಹಾ ಪ್ರತಿಫಲ ನೀಡುತ್ತಿದ್ದೆವು-

وَإِذَا لَاتَيْنَهُمْ مِنْ لَدُنَّا أَجْرًا عَظِيمًا ﴿٦٧﴾

68. ಮತ್ತು ನಾವು ಅವರಿಗೆ ನೇರ ಮಾರ್ಗ ತೋರಿಸುತ್ತಿದ್ದೆವು.

وَلَهَدَيْنَاهُمْ صِرَاطًا مُسْتَقِيمًا ﴿٦٨﴾

69. ಅಲ್ಲಾಹ್ ಮತ್ತು ಸಂದೇಶವಾಹಕರನ್ನು ಅನುಸರಿಸುವವರು ಅಲ್ಲಾಹನಿಂದ ಸಕಲ ಸೌಭಾಗ್ಯಗಳನ್ನು ಹೊಂದಿದ ಪ್ರವಾದಿಗಳ, ಸತ್ಯಸಂಧರ, ಹುತಾತ್ಮರ ಮತ್ತು ಸಜ್ಜನರ⁵⁶ ಸಹವಾಸದಲ್ಲಿರುವರು. ಅದೆಂತಹ ಉತ್ತಮ ಸಂಗಾತಿಗಳವರು!

وَمَنْ يُطِيعِ اللَّهَ وَالرَّسُولَ فَأُولَٰئِكَ مَعَ الَّذِينَ أَنْعَمَ اللَّهُ عَلَيْهِمْ مِنَ النَّبِيِّينَ وَالصِّدِّيقِينَ وَالشُّهَدَاءِ وَالصَّالِحِينَ وَحَسُنَ أُولَٰئِكَ رَفِيقًا ﴿٦٩﴾

56. ಅರ್ಥಾತ್- ಪರಲೋಕದಲ್ಲಿ ಅವರು ಅಂತಹವರ ಜತೆಗಿರುವರು. ತಮ್ಮ ಕರ್ಮದ ನಿಮಿತ್ತ ಅವರ ಷೈಕಿ ಯಾರಾದರೂ ಪ್ರವಾದಿಯಾಗಿ ಮಾರ್ಪಡುವನೆಂದು ಸರ್ವಥಾ ಇದರ ಅರ್ಥವಲ್ಲ.

70. ಇದು ಅಲ್ಲಾಹನ ಕಡೆಯಿಂದ ಒದಗುವ ನೈಜ ಅನುಗ್ರಹ ವಾಗಿರುತ್ತದೆ. ನಿಜಸ್ಥಿತಿಯನ್ನರಿಯಲು ಅಲ್ಲಾಹನ ದಿವ್ಯ ಜ್ಞಾನವೇ ಸಾಕು.

ذَلِكَ الْفَضْلُ مِنَ اللَّهِ وَكَفَى بِاللَّهِ عَلِيمًا ۝

71. ಓ ಸತ್ಯವಿಶ್ವಾಸಿಗಳೇ, ಪ್ರತಿರೋಧಕ್ಕೆ ಸದಾ ಸಜ್ಜಾಗಿರಿ. ಅನಂತರ ಸಂದರ್ಭಕ್ಕನುಸಾರವಾಗಿ ಪ್ರತ್ಯಪ್ರತ್ಯೇಕ ಸೇನಾ ತುಕಡಿಗಳಾಗಿ ಅಥವಾ ಒಟ್ಟಾಗಿ ಹೊರಡಿರಿ.⁵⁷

يَا أَيُّهَا الَّذِينَ آمَنُوا خُذُوا حِذْرَكُمْ وَانْفِرُوا
ثُبَاتٍ أَوْ فِرُوا جَمِيعًا ۝

72. ನಿಶ್ಚಯವಾಗಿಯೂ ನಿಮ್ಮಲ್ಲಿ ಯುದ್ಧದಿಂದ ತಪ್ಪಿಸಿಕೊಳ್ಳುವವನೂ ಇದ್ದಾನೆ. ನಿಮ್ಮ ಮೇಲೆ ವಿಪತ್ತೇನಾದರೂ ಬಂದರೆ ಅವನು, "ನಾನು ಇವರ ಸಂಗಡ ಹೋಗದಿದ್ದು ನನ್ನ ಮೇಲೆ ಅಲ್ಲಾಹನ ಮಹಾ ಅನುಗ್ರಹವಾಯಿತು" ಎಂದು ಹೇಳುತ್ತಾನೆ.

وَإِنْ مِنْكُمْ لَمَنْ لِيُظَنَّ أَنْ أَمَّا بِنِعْمِ
مُصِيبَةٍ قَالَ قَدْ أَنْعَمَ اللَّهُ عَلَيَّ إِذْ لَمْ
أَكُنْ مَعَهُمْ شَهِيدًا ۝

73. ಅಲ್ಲಾಹನ ಕಡೆಯಿಂದ ನಿಮ್ಮ ಮೇಲೆ ಅನುಗ್ರಹವುಂಟಾದರೆ, ಈ ಮುಂಚೆ ನಿಮ್ಮ ಮತ್ತು ಅವನ ನಡುವೆ ಗೆಳೆತನದ ಸಂಬಂಧವೇ ಇರಲಿಲ್ಲವೋ ಎಂಬಂತೆ, "ಅಕಟ! ನಾನೂ ಅವರ ಜೊತೆ ಸೇರಿರುತ್ತಿದ್ದರೆ ನನಗೂ ಹಿರಿದಾದ ಯಶಸ್ಸು ಪ್ರಾಪ್ತ ವಾಗುತ್ತಿತ್ತು" ಎಂದು ಹೇಳುತ್ತಾನೆ.

وَإِنْ أَمَّا بِنِعْمِ فَضْلٍ مِنَ اللَّهِ لِيَقُولَنَّ
كَأَنْ لَمْ أَكُنْ بَيْنَكُمْ وَبَيْنَهُ مَوَدَّةٌ يَلْتَنِي
كُنْتُ مَعَهُمْ فَأَفُوزَ فَوْزًا عَظِيمًا ۝

74. (ಇಂತಹವರು ತಿಳಿದಿರಬೇಕು) ಪರಲೋಕ ಜೀವನದ ಬದಲಿಗೆ ಇಹಜೀವನವನ್ನು ಮಾರಿದವರು ಅಲ್ಲಾಹನ ಮಾರ್ಗದಲ್ಲಿ ಹೋರಾಡಬೇಕು. ಅಲ್ಲಾಹನ ಮಾರ್ಗದಲ್ಲಿ ಹೋರಾಟ ನಡೆಸುವ ವನು ವಧಿಸಲ್ಪಡಲಿ ಅಥವಾ ವಿಜಯಗಳಿಸಲಿ - ಅವನಿಗೆ ನಾವು ಖಂಡಿತವಾಗಿಯೂ ಉನ್ನತವಾದ ಪ್ರತಿಫಲ ನೀಡುವೆವು.

فَلْيَقَاتِلْ فِي سَبِيلِ اللَّهِ الَّذِينَ يَشْرُونَ
الْحَيَاةَ الدُّنْيَا بِالْآخِرَةِ وَمَنْ يُقَاتِلْ
فِي سَبِيلِ اللَّهِ فَيَقْتُلْ أَوْ يَغْلِبْ فَسَوْفَ
نُؤْتِيهِ أَجْرًا عَظِيمًا ۝

75. "ಓ ನಮ್ಮ ಪ್ರಭೂ, ಅಕ್ರಮಿಗಳು ವಾಸಿಸುವ ಈ ನಾಡಿನಿಂದ ನಮ್ಮನ್ನು ಹೊರ ತೆಗೆ. ನೀನು ನಿನ್ನ ಕಡೆಯಿಂದ ನಮಗೊಬ್ಬ ಮೇಲ್ವಿಚಾರಕನನ್ನು ಮತ್ತು ಒಬ್ಬ ಸಹಾಯಕನನ್ನು ನಿಯೋಜಿಸು"⁵⁸

وَمَا لَكُمْ لَا تُقَاتِلُونَ فِي سَبِيلِ اللَّهِ
وَالْمُسْتَضْعَفِينَ مِنَ الرِّجَالِ وَالنِّسَاءِ
وَالْوِلْدَانِ الَّذِينَ يَقُولُونَ رَبَّنَا أَخْرِجْنَا

57. ಉಹುದ್ ಯುದ್ಧದಲ್ಲಿ ಮುಸ್ಲಿಮರು ಸೋಲನುಭವಿಸಿದ ಕಾರಣ ಸುತ್ತಮುತ್ತಲಿನ ಗೋತ್ರಗಳು ಹೆಚ್ಚು ಧೈರ್ಯ ತಾಳಿದ್ದರು. ಮುಸ್ಲಿಮರು ನಾಲ್ಕು ನಿಟ್ಟಿನಿಂದ ಅಪಾಯವನ್ನು ಎದುರಿಸುತ್ತಿದ್ದರು. ಆ ಕಾಲದಲ್ಲೇ ಈ ಆದೇಶ ಅವತೀರ್ಣಗೊಂಡಿತ್ತು.

58. ಇದು ಮಕ್ಕಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಸ್ಲಾಮ್ ಸ್ವೀಕರಿಸಿದ್ದ ಮಹಿಳೆಯರು, ಮಕ್ಕಳು ಮತ್ತು ಪುರುಷರ ಕಡೆಗಿರುವ ಸೂಚನೆ. ಅವರು ವಲಸೆ ಹೋಗಲಿಕ್ಕೂ ಶಕ್ತರಲಿಲ್ಲ. ಅಂತೆಯೇ ಶೋಷಣೆಯಿಂದ ತಪ್ಪಿಸಿಕೊಳ್ಳಲಿಕ್ಕೂ ಅವರಿಗೆ ಸಾಧ್ಯವಿರಲಿಲ್ಲ. ಅವರು ನಾನಾ ರೀತಿಯ ಚಿತ್ರಹಿಂಸೆಗೆ ಒಳಗಾಗಿದ್ದರು. ಯಾರಾದರೂ ತಮ್ಮನ್ನು ಈ ಅನ್ಯಾಯದಿಂದ ರಕ್ಷಿಸಲಿ ಎಂದು ಅವರು ಮೊರೆಯುತ್ತಿದ್ದರು.

- ಎಂದು ಮೊರೆಯಿಡುತ್ತಿರುವ ಮರ್ದನಕ್ಕೊಳಗಾದ ಪುರುಷರು, ಸ್ತ್ರೀಯರು ಮತ್ತು ಮಕ್ಕಳಿಗಾಗಿ, ನೀವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡದಿರಲು ಕಾರಣವೇನು?
76. ಸತ್ಯವಿಶ್ವಾಸ ಕೈಗೊಂಡವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಾರೆ ಮತ್ತು ಸತ್ಯನಿಷೇಧವನ್ನು ಕೈಗೊಂಡವರು 'ತಾಗೂತ್'(ಬಂಡುಕೋರ)ನ ಮಾರ್ಗದಲ್ಲಿ ಯುದ್ಧ ಮಾಡುತ್ತಾರೆ. ಆದುದರಿಂದ ನೀವು ಶೈತಾನನ ಸಂಗಡಿಗರೊಡನೆ ಹೋರಾಡಿರಿ. ಶೈತಾನನ ಕುತಂತ್ರಗಳು ವಾಸ್ತವದಲ್ಲಿ ಬಹಳ ದುರ್ಬಲವೆಂಬುದನ್ನು ಖಾತ್ರಿಯಾಗಿ ತಿಳಿದುಕೊಳ್ಳಿರಿ.
77. "ನಿಮ್ಮ ಕೈಗಳನ್ನು ತಡೆಹಿಡಿದುಕೊಳ್ಳಿರಿ. ನಮಾಝನ್ನು ಸಂಸ್ಥಾಪಿಸಿರಿ ಮತ್ತು ಝಕಾತ್ ಕೊಡಿರಿ" ಎಂದು ಆದೇಶಿಸಲ್ಪಟ್ಟವರನ್ನು ನೀವು ಕಂಡಿರಾ? ಈಗ ಅವರಿಗೆ ಯುದ್ಧದ ಆಜ್ಞೆ ಕೊಡಲ್ಪಟ್ಟಾಗ ಅವರಲ್ಲೊಂದು ಪಂಗಡವು ಅಲ್ಲಾಹನನ್ನು ಭಯಪಡಬೇಕಾದ ರೀತಿಯಲ್ಲಿ ಅಥವಾ ಅದಕ್ಕಿಂತಲೂ ತುಸು ಹೆಚ್ಚೇ ಜನರನ್ನು ಭಯಪಡುತ್ತದೆ. "ಪ್ರಭೂ, ನಮ್ಮ ಮೇಲೆ ನೀನೇಕೆ ಯುದ್ಧವನ್ನು ನಿರ್ಬಂಧಗೊಳಿಸಿದೆ? ನಮಗೆ ಇನ್ನೂ ಸ್ವಲ್ಪ ಕಾಲಾವಕಾಶವನ್ನೇಕೆ ನೀಡಲಿಲ್ಲ?" ಎಂದು ಕೇಳುತ್ತಾರೆ. ಅವರೊಡನೆ ಹೇಳಿರಿ, "ಐಹಿಕ ಜೀವನದ ಬಂಡವಾಳವು ಅತ್ಯಲ್ಪವಾಗಿದೆ ಮತ್ತು ದೇವಭಯವುಳ್ಳವನಿಗೆ ಪರಲೋಕವು ಹೆಚ್ಚು ಉತ್ತಮವಾಗಿದೆ ಮತ್ತು ನಿಮ್ಮ ಮೇಲೆ ಕಿಂಚಿತ್ತೂ ಅಕ್ರಮ ನಡೆಯದು."⁵⁹
78. ಇನ್ನು ಮರಣವಂತು ನೀವು ಎಂತಹ ಭದ್ರ ಕೋಟಿಯೊಳಗಿದ್ದರೂ ನಿಮಗೆ ಬಂದೇ ತೀರುವುದು." ಅವರಿಗೇನಾದರೂ ಲಾಭವುಂಟಾದರೆ, "ಇದು ಅಲ್ಲಾಹನ ಕಡೆಯಿಂದ" ಎನ್ನುತ್ತಾರೆ. ನಷ್ಟವುಂಟಾದರೆ, "ಓ ಪೈಗಂಬರರೇ, ಇದು ನಿಮ್ಮಿಂದಾಗಿ ಉಂಟಾಗಿರುತ್ತದೆ" ಎನ್ನುತ್ತಾರೆ. ಎಲ್ಲವೂ ಅಲ್ಲಾಹನ ಕಡೆಯಿಂದಲೇ ಆಗಿದೆ ಎಂದು ಹೇಳಿರಿ. ಇವರಿಗೆ ಏನಾಗಿ ಬಿಟ್ಟಿದೆ? ಇವರಿಗೆ ಯಾವ ವಿಷಯವೂ ತಿಳಿಯುವುದಿಲ್ಲವಲ್ಲ!
79. ಓ ಮಾನವಾ, ನಿನಗೊದಗುವ ಪ್ರತಿಯೊಂದು ಒಳಿತೂ ಅಲ್ಲಾಹನ ಕೃಪೆಯಿಂದ ಒದಗುತ್ತದೆ ಮತ್ತು ನಿನಗೊದಗುವ ಪ್ರತಿಯೊಂದು
- مِنْ هَذِهِ الْقَرِيَةِ الظَّالِمِ أَهْلُهَا
وَاجْعَلْ لَنَا مِنْ لَدُنْكَ وَيًّا وَاجْعَلْ
لَنَا مِنْ لَدُنْكَ نَصِيرًا ﴿٧٦﴾
الَّذِينَ آمَنُوا يُقَاتِلُونَ فِي سَبِيلِ اللَّهِ
وَالَّذِينَ كَفَرُوا يُقَاتِلُونَ فِي سَبِيلِ
الظَّالِمِينَ فَفَاتَتُوا أَوْلِيَاءَ الشَّيْطَانِ إِنَّ
كَيْدَ الشَّيْطَانِ كَانَ ضَعِيفًا ﴿٧٧﴾
الَّذِينَ إِلَى الَّذِينَ قِيلَ لَهُمْ كُفُّوا أَيْدِيَكُمْ
وَأَقِيمُوا الصَّلَاةَ وَآتُوا الزَّكَاةَ فَكَفَرْنَا
بِهِمْ عَلَيْهِمُ الْقِتَالُ إِذَا فَرِيقٌ مِنْهُمْ
يَخْشَوْنَ النَّاسَ كَخَشْيَةِ اللَّهِ أَوْ أَشَدَّ
خَشْيَةً وَقَالُوا رَبَّنَا لِمَ كَتَبْتَ عَلَيْنَا
الْقِتَالَ لَوْلَا أَخَّرْتَنَا إِلَىٰ أَجَلٍ قَرِيبٍ
قُلْ مَتَاءُ الدُّنْيَا قَلِيلٌ وَالْآخِرَةُ كَثِيرٌ
لَّيْسَ اتَّقَىٰ وَلَا تظلمُونَ فِتْيًا ﴿٧٨﴾
أَيُّنَ مَا تَكُونُوا يُدْرِكُكُمُ الْمَوْتُ وَلَوْ كُنْتُمْ
فِي بُرُوجٍ مُّشْتَرِكَةٍ وَإِنْ تُصِيبُهُمْ حَسَنَةٌ
يَقُولُوا هَذِهِ مِنْ عِنْدِ اللَّهِ وَإِنْ تُصِيبُهُمْ
سَيِّئَةٌ يَقُولُوا هَذِهِ مِنْ عِنْدِكَ قُلْ كُلُّ
مِنْ عِنْدِ اللَّهِ فَمَا لَهُمْ آلاءِ الْقَوْمِ لَا
يَكَادُونَ يَفْقَهُونَ حَدِيثًا ﴿٧٩﴾
مَا أَصَابَكَ مِنْ حَسَنَةٍ فَمِنَ اللَّهِ وَمَا
أَصَابَكَ مِنْ سَيِّئَةٍ فَمِنَ نَفْسِكَ وَأَرْسَلْنَاكَ
59. ಅರ್ಥಾತ್- ನೀವು ಅಲ್ಲಾಹನ ಧರ್ಮದ ಸೇವೆಗೈದರೆ ಮತ್ತು ಅವನ ಮಾರ್ಗದಲ್ಲಿ ಜೀವದ ಹಂಗು ತೊರೆದು ಹೋರಾಡಿದರೆ ಅಲ್ಲಾಹನ ಬಳಿಯಿಂದ ನಿಮಗಿರುವ ಪ್ರತಿಫಲವೇನೂ ನಷ್ಟವಾಗುವುದಿಲ್ಲ.

ವಿಪತ್ಯೂ ನಿನ್ನ ಕರ್ಮದಿಂದಾಗಿರುತ್ತದೆ. ಓ ಮುಹಮ್ಮದ್‌ರೇ, ನಾವು ನಿಮ್ಮನ್ನು ಮಾನವರಿಗಾಗಿ ಸಂದೇಶವಾಹಕರಾಗಿ ರವಾನಿಸಿರುತ್ತೇವೆ. ಇದರ ಬಗ್ಗೆ ಅಲ್ಲಾಹನ ಸಾಕ್ಷ್ಯವೇ ಸಾಕು.

80. ಸಂದೇಶವಾಹಕನನ್ನು ಅನುಸರಿಸಿದವನು ವಾಸ್ತವದಲ್ಲಿ ಅಲ್ಲಾಹನನ್ನು ಅನುಸರಿಸಿದನು. ಯಾವನಾದರೂ ವಿಮುಖನಾಗಿ ಬಿಟ್ಟರೆ, ನಾವು ನಿಮ್ಮನ್ನು ಅವರ ಮೇಲೆ ರಕ್ಷಕರನ್ನಾಗಿ ಮಾಡಿಯಂತು ಕಳುಹಿಸಿರುವುದಿಲ್ಲ.

81. ಅವರು ಮುಖತಃ, "ನಾವು ಆಜ್ಞಾಪಾಲಕರು" ಎನ್ನುತ್ತಾರೆ. ಆದರೆ ನಿಮ್ಮನ್ನು ಬಿಟ್ಟಿಗಲಿದಾಗ ಅವರಲ್ಲೊಂದು ಪಂಗಡವು ರಾತ್ರಿ ಕಾಲದಲ್ಲಿ ಒಟ್ಟು ಸೇರಿ ನಿಮ್ಮ ಮಾತುಗಳಿಗೆ ವಿರುದ್ಧ ಒಳಸಂಚು ನಡೆಸುತ್ತದೆ. ಅಲ್ಲಾಹ್ ಅವರ ಈ ಎಲ್ಲಾ ಗುಪ್ತ ಮಾತುಗಳನ್ನು ಬರೆದಿಡುತ್ತಾನೆ. ನೀವು ಅವರನ್ನು ನಿರ್ಲಕ್ಷಿಸಿರಿ ಮತ್ತು ಅಲ್ಲಾಹನ ಮೇಲೆ ಭರವಸೆ ಇಡಿರಿ. ಭರವಸೆಗೆ ಅವನೇ ಸಾಕು.

82. ಇವರೇನು ಕುರ್ಆನಿನ ಬಗ್ಗೆ ಚಿಂತನೆ ನಡೆಸುವುದಿಲ್ಲವೇ? ಇದು ಅಲ್ಲಾಹನ ಹೊರತು ಇನ್ನಾರ ಕಡೆಯಿಂದಾದರೂ ಆಗಿರುತ್ತಿದ್ದರೆ ಇದರಲ್ಲಿ ಅನೇಕ ವಿರೋಧಾಭಾಸಗಳು ಕಂಡು ಬರುತ್ತಿದ್ದುವು.⁶⁰

83. ಇವರು ಯಾವುದಾದರೂ ಶಾಂತಿ ಅಥವಾ ಭೀತಿಯ ವಾರ್ತೆ ಕೇಳಿದಾಗ ಅದನ್ನೆತ್ತಿಕೊಂಡು ಪ್ರಚಾರ ಮಾಡುತ್ತಾರೆ. ನಿಜವಾಗಿ ಇವರು, ಅದನ್ನು ಸಂದೇಶವಾಹಕರಿಗೆ ಅಥವಾ ತಮ್ಮ ಸಂಘಟನೆಯ ಹೊಣೆಗಾರ ವ್ಯಕ್ತಿಗಳಿಗೆ ತಲಪಿಸುತ್ತಿದ್ದರೆ, ಅದರ ಬಗ್ಗೆ ಸರಿಯಾದ ಫಲಿತಾಂಶ ಗ್ರಹಿಸುವ ಅರ್ಹತೆ ಹೊಂದಿದವರು ಅದನ್ನು ಗ್ರಹಿಸಿಕೊಳ್ಳುತ್ತಿದ್ದರು.⁶¹ ನಿಮ್ಮ ಮೇಲೆ ಅಲ್ಲಾಹನ ಅನುಗ್ರಹವೂ ಕೃಪೆಯೂ ಇಲ್ಲದಿರುತ್ತಿದ್ದರೆ ಕೇವಲ ಕೆಲವೇ ಮಂದಿಯ ಹೊರತು (ನಿಮ್ಮ ದೌರ್ಬಲ್ಯಗಳ ಕಾರಣದಿಂದ) ನೀವೆಲ್ಲ ಶೈತಾನನನ್ನು ಅನುಸರಿಸುತ್ತಿದ್ದಿರಿ.

لِلنَّاسِ رَسُولًا وَكَفَى بِاللَّهِ شَهِيدًا ﴿٦٩﴾

مَنْ يُطِيعِ الرَّسُولَ فَقَدْ أَطَاعَ اللَّهَ وَمَنْ تَوَلَّىٰ فَمَا أَرْسَلْنَاكَ عَلَيْهِمْ حَفِيظًا ﴿٧٠﴾

وَيَقُولُونَ طَاعَةٌ فَإِذَا بَرَأُوا مِنْ عِنْدِكَ بَيَّتَ طَائِفَةٌ مِّنْهُمْ غَيْرَ الَّذِي تَقُولُ وَاللَّهُ يَكْتُبُ مَا يُبْهِتُونَ فَأَعْرَضَ عَنْهُمْ وَتَوَكَّلْ عَلَى اللَّهِ وَكَفَىٰ بِاللَّهِ وَكِيلًا ﴿٨١﴾

أَفَلَا يَتَذَكَّرُونَ الْقُرْآنَ وَكَوْكَانَ مِنْ عِنْدِ غَيْرِ اللَّهِ لَوَجَدُوا فِيهِ اخْتِلَافًا كَثِيرًا ﴿٨٢﴾

وَإِذَا جَاءَهُمْ أَمْرٌ مِنَ الْأَمْنِ أَوِ الْخَوْفِ أَذَاعُوا بِهِ وَكَوَرُودُهُ إِلَى الرَّسُولِ وَالْإِلَىٰ أُولِي الْأَمْرِ مِنْهُمْ لَعَلَّهُ الَّذِينَ يَسْتَنْظِرُونَ لَهُ مِنْهُمْ وَكَوَلَا فُضِّلَ اللَّهُ عَلَيْكُمْ وَرَحِمْتُهُ لَاتَّبَعْتُمُ الشَّيْطَانَ إِلَّا قَلِيلًا ﴿٨٣﴾

60. ಇವು ಅಲ್ಲಾಹನ ಹೊರತು ಇನ್ನಾರ ವಚನಗಳಾಗಿರಲು ಸಾಧ್ಯವಿಲ್ಲವೆಂದು ಸ್ವತಃ ಈ ವಚನಗಳೇ ಸಾಕ್ಷ್ಯ ನುಡಿಯುತ್ತಿವೆ. ಅನೇಕ ವರ್ಷಗಳ ಕಾಲ ವಿವಿಧ ಕಾಲ ಮತ್ತು ಸಂದರ್ಭಗಳಲ್ಲಿ ಅನೇಕ ವಿಷಯಗಳ ಬಗ್ಗೆ ಭಾಷಣ ಮಾಡುತ್ತಾ ಹೋಗುವ ಯಾವುದೇ ವ್ಯಕ್ತಿಯ ಭಾಷಣ ಸಾಧ್ಯಂತ ಸಮಾನ ಮತ್ತು ತದ್ರೂಪವಾಗಿರುವ ಸಂಕಲನವಾಗಲು ಸಾಧ್ಯವೇ ಇಲ್ಲ. ಅದರಲ್ಲೂ ವ್ಯತ್ಯಸ್ಥ ಅಭಿಪ್ರಾಯದ ಲಕ್ಷಣಗಳಿಲ್ಲದ, ವಚನಕಾರನ ಮನದಿಂಗಿತ ಭಿನ್ನ ವರ್ಣಗಳಲ್ಲಿ ಗೋಚರಿಸದ, ಮರುಪರಿಶೀಲನೆಯ ಅಗತ್ಯವೇ ಕಂಡು ಬರದ ವಚನಗಳ ಸಂಕಲನವನ್ನು ಯಾರೂ ರಚಿಸಲಾರ.

61. ಅದು ಗೊಂದಲ ವ್ಯಾಪಕವಾಗಿದ್ದ ಕಾಲ. ಆದ್ದರಿಂದ ನಾಲ್ಕನೆಯಲ್ಲೂ ಉಹಾಪೋಹಗಳು ಹರಡಿದ್ದವು. ಕೆಲವೊಮ್ಮೆ ಅಪಾಯ ಎದುರಾಗಿರುವ ಬಗ್ಗೆ ನಿರಾಧಾರ ಮತ್ತು ಉತ್ಪ್ರೇಕ್ಷಿತ ಸುದ್ದಿಗಳು ಬರುತ್ತಿದ್ದವು. ಇದರಿಂದ ಮದೀನಾ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಗೊಂದಲ ಹರಡುತ್ತಿತ್ತು. ಕೆಲವೊಮ್ಮೆ ನಿಜವಾದ ಅಪಾಯ ಎದುರಾಗಿದ್ದರೂ ಚಾಣಾಕ್ಷ ಶತ್ರುಗಳು ಸಮಾಧಾನಕರ

84. ಆದುದರಿಂದ ಓ ಪೈಗಂಬರರೇ, ನೀವು ಅಲ್ಲಾಹನ ಮಾರ್ಗದಲ್ಲಿ ಸಮರ ನಡೆಸಿರಿ. ನೀವು ನಿಮ್ಮ ಸ್ವಂತದ ಹೊರತು ಇತರರ ಬಗ್ಗೆ ಹೊಣೆಗಾರರಲ್ಲ. ಸತ್ಯವಿಶ್ವಾಸಿಗಳನ್ನು ಯುದ್ಧ ಮಾಡಲು ಪ್ರೇರೇಪಿಸಿರಿ. ಅಲ್ಲಾಹನು ಸತ್ಯನಿಷೇಧಿಗಳ ಬಲವನ್ನು ಮುರಿಯುವ ಕಾಲ ದೂರವಿಲ್ಲ. ಅಲ್ಲಾಹನ ಬಲ ಅತಿ ಹೆಚ್ಚು ಮತ್ತು ಅವನ ಶಿಕ್ಷೆ ಅತ್ಯಂತ ಕಠಿಣ.

فَقَاتِلْ فِي سَبِيلِ اللَّهِ لَا تُكَلَّفُ إِلَّا نَفْسَكَ وَحَرِّضَ الْمُؤْمِنِينَ عَسَى اللَّهُ أَنْ يَكْفِكَ بِأَسَاسِ الَّذِينَ كَفَرُوا وَاللَّهُ أَشَدُّ بَأْسًا وَأَشَدُّ تَنَكُّلًا ﴿٨٤﴾

85. ಒಳಿತಿನ ಶಿಫಾರಸು ಮಾಡುವವನು ಅದರಿಂದ ಪಾಲು ಪಡೆಯುವನು. ಕೆಡುಕಿನ ಶಿಫಾರಸು ಮಾಡುವವನು ಅದರಿಂದ ಪಾಲು ಪಡೆಯುವನು ಮತ್ತು ಅಲ್ಲಾಹನು ಪ್ರತಿಯೊಂದು ವಸ್ತುವಿನ ಮೇಲೆ ದೃಷ್ಟಿಯನ್ನಿಡುವವನಾಗಿರುತ್ತಾನೆ.

مَنْ يَشْفَعْ شَفَاعَةً حَسَنَةً يَكُنْ لَهُ لِيُصِيبَ وَمِنْهَا أَوْ مَنْ يَشْفَعْ شَفَاعَةً سَيِّئَةً يَكُنْ لَهُ كِفْلٌ مِنْهَا وَكَانَ اللَّهُ عَلَى كُلِّ شَيْءٍ مُّقْتَدِرًا ﴿٨٥﴾

86. ನಿಮಗೆ ಯಾರಾದರೂ ಸಾದರದಿಂದ ಸಲಾಮ್ ಹೇಳಿದರೆ ಅದಕ್ಕಿಂತಲೂ ಉತ್ತಮ ರೀತಿಯಿಂದ ಅಥವಾ ಕನಿಷ್ಠಪಕ್ಷ ಅದೇ ರೀತಿಯಲ್ಲಿ ಪ್ರತಿ ಸಲಾಮ್ ಹೇಳಿರಿ. ನಿಶ್ಚಯವಾಗಿಯೂ ಅಲ್ಲಾಹನು ಸಕಲ ವಿಷಯಗಳ ಲೆಕ್ಕ ಪರಿಶೋಧಿಸುವ ವನಾಗಿರುತ್ತಾನೆ.

وَإِذَا حُيِّبْتُمْ إِلَى شَيْءٍ فَاصْبِرُوا لَهَا إِنَّ اللَّهَ كَانَ عَلَى كُلِّ شَيْءٍ حَسِيبًا ﴿٨٦﴾

87. ಅಲ್ಲಾಹ್; ಆತನ ಹೊರತು ಇನ್ನಾವ ಆರಾಧ್ಯನೂ ಇಲ್ಲ. ನಿಸ್ಸಂದೇಹವಾಗಿ ಬಂದೇ ತೀರಲಿರುವ ಪುನರುತ್ಥಾನ ದಿನದಂದು ಅವನು ನಿಮ್ಮನ್ನೆಲ್ಲ ಒಟ್ಟುಗೂಡಿಸುವನು. ಅಲ್ಲಾಹನ ಮಾತಿಗಿಂತ ಅಧಿಕ ಸತ್ಯ ಮಾತು ಇನ್ನಾರದಾಗಿರಲು ಸಾಧ್ಯ?

اللَّهُ لَا إِلَهَ إِلَّا هُوَ يُحْيِيكُمْ إِلَى يَوْمِ الْقِيَامَةِ لَا يُبَدِّلُ فِيهِ مِنْ أصدقٍ مِنَ اللَّهِ حَقِيبًا ﴿٨٧﴾

88. ಕಪಟವಿಶ್ವಾಸಿಗಳ ವಿಷಯದಲ್ಲಿ ನಿಮ್ಮೊಳಗೆ ಎರಡಭಿಪ್ರಾಯಗಳು ಕಂಡುಬರಲು ಕಾರಣವಾದರೂ ಏನು? ವಸ್ತುತಃ ಅವರು ಗಳಿಸಿದ ಕೇಡುಗಳ ಕಾರಣವಾಗಿ ಅಲ್ಲಾಹನು ಅವರನ್ನು ಹೊರಳಿಸಿ ಬಿಟ್ಟಿರುತ್ತಾನೆ. ಅಲ್ಲಾಹನು ಸನ್ಮಾರ್ಗ ನೀಡದಾತನಿಗೆ ನೀವು ಸನ್ಮಾರ್ಗ ನೀಡಲಿಚ್ಛಿಸುತ್ತೀರಾ? ವಸ್ತುತಃ ಅಲ್ಲಾಹನು ಸನ್ಮಾರ್ಗದಿಂದ ತಪ್ಪಿಸಿದಾತನಿಗಾಗಿ ನೀವು ಯಾವ ದಾರಿಯನ್ನೂ ಕಾಣಲಾರಿರಿ.

فَمَا لَكُمْ فِي الْمُنَافِقِينَ فِتْنَةٍ وَاللَّهُ أَرَاكُمْ لَهُمْ بِمَا كَسَبُوا أَتَرِيدُونَ أَنْ تَهْتَدُوا مَنْ أَضَلَّ اللَّهُ وَمَنْ يُضِلِلِ اللَّهُ فَلَنْ تَجِدَ لَهُ سَبِيلًا ﴿٨٨﴾

ಸುದ್ದಿಗಳನ್ನು ಕಳುಹಿಸುತ್ತಿದ್ದರು. ಇದರಿಂದಾಗಿ ಜನರು ನಿಶ್ಚಿಂತರಾಗಿ ಬಿಡುತ್ತಿದ್ದರು. ಇಂತಹ ಬೇಜವಾಬ್ದಾರಿಯುತ ವದಂತಿಗಳನ್ನು ಹರಡುವುದರ ದೂರಗಾಮಿ ಪರಿಣಾಮವೇನೆಂದು ಜನಸಾಮಾನ್ಯರಿಗೆ ತಿಳಿದಿರಲಿಲ್ಲ. ಎಲ್ಲಾದರೊಂದು ಗಾಳಿ ಸುದ್ದಿ ಸಿಕ್ಕರೆ ಅದನ್ನು ಇತರರ ಕಿವಿಗೂ ಊದುತ್ತಾ ಹೋಗುತ್ತಿದ್ದರು. ಈ ಸೂಕ್ತದಲ್ಲಿ ಇಂತಹವರನ್ನೇ ತರಾಟೆಗೆ ತೆಗೆದುಕೊಳ್ಳಲಾಗಿದೆ. ವದಂತಿಗಳನ್ನು ಹರಡದಂತೆ ಮತ್ತು ಅವರ ಬಳಿಗೆ ತಲಪುವ ವದಂತಿಗಳನ್ನು ಜವಾಬ್ದಾರಿಯುತ ವ್ಯಕ್ತಿಗಳಿಗೆ ಮುಟ್ಟಿಸಿ ಸುಮ್ಮನಾಗುವಂತೆ ಅವರಿಗೆ ಎಚ್ಚರಿಕೆ ನೀಡಲಾಗಿದೆ.

89. ನೀವೂ ಅವರೂ ಸಮಾನರಾಗಲೆಂದು ಅವರು ಸತ್ಯನಿಷೇಧಿಗಳಾದಂತೆಯೇ ನೀವೂ ಸತ್ಯನಿಷೇಧಿಗಳಾಗಬೇಕೆಂದು ಅವರಿಚ್ಛಿಸುತ್ತಾರೆ. ಆದುದರಿಂದ ಅವರು ಅಲ್ಲಾಹನ ಮಾರ್ಗದಲ್ಲಿ ವಲಸೆ ಬರುವವರೆಗೂ ನೀವು ಅವರಲ್ಲಿ ಯಾರನ್ನೂ ನಿಮ್ಮ ಮಿತ್ರರನ್ನಾಗಿ ಮಾಡಿಕೊಳ್ಳಬೇಡಿರಿ. ಅವರು ವಲಸೆಯಿಂದ ಹಿಂಜರಿದರೆ ಅವರನ್ನು ಸಿಕ್ಕಿದಲ್ಲೆಲ್ಲಾ ಹಿಡಿಯಿರಿ ಮತ್ತು ವಧಿಸಿರಿ.⁶² ಅವರಲ್ಲಿ ಯಾರನ್ನೂ ನಿಮ್ಮ ಮಿತ್ರ ಹಾಗೂ ಸಹಾಯಕನನ್ನಾಗಿ ಮಾಡಬೇಡಿರಿ.

وَدُّوا لَوْ تَكْفُرُونَ كَمَا كَفَرُوا فَتَكُونُونَ سَوَاءٍ
فَلَا تَتَّخِذُوا مِنْهُمْ أَوْلِيَاءَ حَتَّىٰ يُهَاجِرُوا فِي
سَبِيلِ اللَّهِ فَإِن تَوَلَّوْا فَخُذْهُمْ وَاقْتُلُوهُمْ
حَيْثُ وَجَدْتُمُوهُمْ وَلَا تَتَّخِذُوا مِنْهُمْ
وَلِيًّا وَلَا نَصِيرًا ﴿٨٩﴾

90. ಆದರೆ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಂಡಿರುವ ಜನಾಂಗದೊಂದಿಗೆ ಹೋಗಿ ಸೇರಿಕೊಂಡ ಕಪಟವಿಶ್ವಾಸಿಗಳು ಈ ಆಜ್ಞೆಗೆ ಹೊರತಾಗಿರುತ್ತಾರೆ.⁶³ ಅದೇ ರೀತಿಯಲ್ಲಿ ಯುದ್ಧದಿಂದ ಜಿಗುಪ್ಸೆ ಹೊಂದಿ ನಿಮ್ಮ ಬಳಿಗೆ ಬರುವ, ನಿಮ್ಮ ವಿರುದ್ಧವಾಗಲೀ ತಮ್ಮ ಜನಾಂಗದ ವಿರುದ್ಧವಾಗಲೀ ಯುದ್ಧ ಮಾಡಲು ಇಚ್ಛಿಸದಂತಹ ಕಪಟವಿಶ್ವಾಸಿಗಳೂ (ಈ ಆದೇಶದಿಂದ) ಹೊರತಾಗಿರುತ್ತಾರೆ. ಅಲ್ಲಾಹನು ಇಚ್ಛಿಸುತ್ತಿದ್ದರೆ ಅವರನ್ನು ನಿಮ್ಮ ಮೇಲೆ ಎರಗಿಸುತ್ತಿದ್ದನು ಮತ್ತು ಅವರೂ ನಿಮ್ಮ ವಿರುದ್ಧ ಹೋರಾಡುತ್ತಿದ್ದರು. ಆದುದರಿಂದ ಅವರು ನಿಮ್ಮ ವಿರುದ್ಧ ಯುದ್ಧ ಮಾಡದೆ ದೂರವಳಿದು ಬಿಡುವುದಾದರೆ ಮತ್ತು ನಿಮ್ಮೆದುರು ಸಂಧಿ ಸಮಾಧಾನಗಳ ಹಸ್ತ ಚಾಚಿದರೆ ಅಲ್ಲಾಹನು ನಿಮಗೆ ಅವರ ಮೇಲೆ ಕೈ ಮಾಡುವ ಯಾವ ಮಾರ್ಗವನ್ನೂ ಇರಿಸಿರುವುದಿಲ್ಲ.

إِلَّا الَّذِينَ يَصِلُونَ إِلَىٰ قَوْمٍ بَيْنَكُمْ وَبَيْنَهُمْ
مِيثَاقٌ أَوْ جَاءُوكُمْ حَصْرَتِ صُدُورُهُمْ
أَنْ يُقَاتِلُوكُمْ أَوْ يُقَاتِلُوا قَوْمَهُمْ ط وَ لَوْ
شَاءَ اللَّهُ لَسَاطَهُمْ عَلَيْكُمْ فَلقَاتَلُوكُمْ
فَإِن اعْتَرَفْتُمْ فَلَمْ يُقَاتِلُوكُمْ وَالْقَوَا
إِلَيْكُمْ السَّلَامَ لَآ نَجْعَلُ لَكُمْ
عَلَيْهِمْ سَبِيلًا ﴿٩٠﴾

91. ನಿಮ್ಮೊಂದಿಗೂ ಶಾಂತಿಯಿಂದಿರಲು ಮತ್ತು ತಮ್ಮ ಜನಾಂಗದೊಂದಿಗೂ ನೆಮ್ಮದಿಯಿಂದಿರಲು ಬಯಸುವ ಇನ್ನೊಂದು ತರದ ಕಪಟವಿಶ್ವಾಸಿಗಳು ನಿಮಗೆ ಸಿಗುವರು. ಆದರೆ ಎಂದಾದರೂ ಕ್ಷೋಭೆಯ ಸಂದರ್ಭವೊದಗಿದರೆ ಅವರು ಅದರಲ್ಲಿ ಧುಮುಕುವರು. ಇಂತಹವರು ನಿಮ್ಮೊಡನೆ ಹೋರಾಟ ನಡೆಸುವುದರಿಂದ ಹಿಂಜರಿಯದಿದ್ದರೆ ಮತ್ತು ಶಾಂತಿ ಸಂಧಾನಗಳನ್ನು ನಿಮ್ಮ

سَتَجِدُونَ أَحْرَابِينَ يُرِيدُونَ أَنْ يُبَادِلُوا
وَيَأْتُوا قَوْمَهُمْ ط كَمَا سَارُوا إِلَى الْفِتْنَةِ
أُرْكَسُوا فِيهَا فَإِن لَّمْ يَعْزُبُوا عَنْكُمْ وَيُلْقُوا
إِلَيْكُمْ السَّلَامَ وَيَكْفُرُوا أَيْدِيَهُمْ فُخُودُهُمْ

62. ಯುದ್ಧ ನಿರತರಾಗಿದ್ದ ಸತ್ಯನಿಷೇಧಿಗಳ ಕೂಟದೊಂದಿಗೆ ಸೇರಿ ಇಸ್ಲಾಮೀ ಸರಕಾರದ ವಿರುದ್ಧ ಹಗೆತನ ಸಾಧಿಸುವ ಕೆಲಸಗಳಲ್ಲಿ ಸಕ್ರಿಯವಾಗಿದ್ದ ಕಪಟವಿಶ್ವಾಸಿಗಳ ಕುರಿತಂತೆ ಈ ಆಜ್ಞೆ ಬಂದಿದೆ.

63. ಅಂತಹ ಕಪಟವಿಶ್ವಾಸಿಗಳನ್ನು ಮಿತ್ರರು ಅಥವಾ ಸಹಾಯಕರಾಗಿ ಮಾಡಿಕೊಳ್ಳಬಹುದು ಎಂಬುದು ಇದರ ಅರ್ಥವಲ್ಲ. ಅವರು ಇಸ್ಲಾಮೀ ಸರಕಾರದ ಜತೆಗೆ ಒಪ್ಪಂದವಿರುವ ಜನಾಂಗದವರೊಡನೆ ಸೇರಿರುವುದರಿಂದ ಅವರನ್ನು ಹಿಡಿದು ವಧಿಸುವಂತಿಲ್ಲ ಎಂದು ಇದರ ಅರ್ಥವಾಗಿದೆ.

ಮುಂದಿರಿಸದಿದ್ದರೆ ಮತ್ತು ತಮ್ಮ ಕೈಗಳನ್ನು ತಡೆದಿರಿಸಿ ಕೊಳ್ಳದಿದ್ದರೆ ಅವರನ್ನು ಕಂಡ ಕಂಡಲ್ಲಿ ಹಿಡಿಯಿರಿ ಮತ್ತು ವಧಿಸಿರಿ. ಅವರ ಮೇಲೆ ಕೈ ಮಾಡಲು ನಾವು ನಿಮಗೆ ವ್ಯಕ್ತವಾದ ಆಧಾರವನ್ನು ನೀಡಿರುತ್ತೇವೆ.

وَأَقْبَلُوهُمْ حَيْثُ تَقَفْتُمْ لَهُمْ وَأُولَئِكَ
جَعَلْنَا لَكُمْ عَلَيْهِمْ سُلْطٰنًا مُّبِينًا ﴿٦٥﴾

92. ಸತ್ಯವಿಶ್ವಾಸಿಯೊಬ್ಬನು ಇನ್ನೊಬ್ಬ ಸತ್ಯವಿಶ್ವಾಸಿಯನ್ನು ಪ್ರಮಾದ ದಿಂದಾಗಿ ಹೊರತು ವಧಿಸುವುದು ಸರಿಯಲ್ಲ. ಯಾರಾದರೂ ಪ್ರಮಾದವಶಾತ್ ಸತ್ಯವಿಶ್ವಾಸಿಯೊಬ್ಬನನ್ನು ವಧಿಸಿಬಿಟ್ಟರೆ ಅದರ ಪ್ರಾಯಶ್ಚಿತ್ತವು ಒಬ್ಬ ಸತ್ಯವಿಶ್ವಾಸಿ ವ್ಯಕ್ತಿಯನ್ನು ದಾಸ್ಯದಿಂದ ಮುಕ್ತಗೊಳಿಸುವುದು ಮತ್ತು⁶⁴ ಹತ ವ್ಯಕ್ತಿಯ ವಾರೀಸುದಾರರು ಪರಿಹಾರಧನವನ್ನು ಕ್ಷಮಿಸದಿದ್ದರೆ ಅದನ್ನು ಅವರಿಗೆ ಕೊಡುವುದು.⁶⁵ ಆದರೆ ಹತನಾದ ಈ ಮುಸ್ಲಿಮನು ನಿಮ್ಮ ಶತ್ರು ಜನಾಂಗದವನಾಗಿದ್ದರೆ, ಅದರ ಪ್ರಾಯಶ್ಚಿತ್ತವು ಓರ್ವ ಸತ್ಯವಿಶ್ವಾಸಿ ಗುಲಾಮನನ್ನು ಮುಕ್ತಗೊಳಿಸುವುದು. ಅವನು ನಿಮ್ಮೊಂದಿಗೆ ಒಪ್ಪಂದ ಮಾಡಿಕೊಂಡ ಮುಸ್ಲಿಮೇತರ ಜನಾಂಗದ ವ್ಯಕ್ತಿಯಾಗಿದ್ದರೆ ಅವನ ವಾರೀಸುದಾರರಿಗೆ ಪರಿಹಾರ ಧನ ಕೊಡಲಾಗುವುದು ಮತ್ತು ಒಬ್ಬ ಸತ್ಯವಿಶ್ವಾಸಿ ವ್ಯಕ್ತಿಯನ್ನು ದಾಸ್ಯ ವಿಮೋಚನೆ ಗೊಳಿಸಬೇಕಾಗುವುದು.⁶⁶ ಗುಲಾಮನನ್ನು ಪಡೆಯಲಾಗದವನು ನಿರಂತರ ಎರಡು ತಿಂಗಳು ಉಪವಾಸ ವ್ರತವನ್ನಾಚರಿಸಬೇಕು.⁶⁷ ಈ ಪಾಪಕ್ಕಾಗಿ ಅಲ್ಲಾಹನೊಡನೆ

وَمَا كَانَ لِمُؤْمِنٍ أَنْ يَفْتُلَ مُؤْمِنًا إِلَّا
خَطَاً ۖ وَمَنْ قَتَلَ مُؤْمِنًا خَطَاً فَتَحْرِيرُ
رَقَبَةٍ مُؤْمِنَةٍ وَرِثِيَّةٌ مُسْلِمَةٍ إِلَىٰ أَهْلِهِ
إِلَّا أَنْ يَصَّدَّقُوا ۖ إِنْ كَانَ مِنْ قَوْمٍ عَدُوٍّ
لَكُمْ وَهُوَ مُؤْمِنٌ فَتَحْرِيرُ رَقَبَةٍ مُؤْمِنَةٍ
وَإِنْ كَانَ مِنْ قَوْمٍ بَيْنَكُمْ وَبَيْنَهُم مِّيثَاقٌ
فَرِثِيَّةٌ مُسْلِمَةٍ إِلَىٰ أَهْلِهِ وَتَحْرِيرُ رَقَبَةٍ
مُّؤْمِنَةٍ ۚ فَمَنْ لَمْ يَجِدْ فَصِيَامٌ شَهْرَيْنِ
مُتَتَابِعَيْنِ ۖ تَوْبَةٌ مِّنَ اللَّهِ وَكَانَ اللَّهُ
عَلِيمًا حَكِيمًا ﴿٦٥﴾

64. ಹತನಾಗಿರುವವನು ಸತ್ಯವಿಶ್ವಾಸಿಯಾಗಿರುವುದರಿಂದ ಅದರ ಪ್ರಾಯಶ್ಚಿತ್ತವು ಓರ್ವ ಸತ್ಯವಿಶ್ವಾಸಿ ಗುಲಾಮನ ಬಿಡುಗಡೆ ಎಂದು ಸಾರಲಾಗಿದೆ.
65. ರಕ್ತ ಪರಿಹಾರದ ಪ್ರಮಾಣ ನೂರು ಒಂಟೆಗಳು, ಇನ್ನೂರು ಹಸುಗಳು, ಅಥವಾ ಎರಡು ಸಾವಿರ ಆಡುಗಳೆಂದು ಪ್ರವಾದಿವರ್ಯರು(ಸ) ನಿಶ್ಚಯಿಸಿದ್ದಾರೆ. ಯಾರಾದರೂ ಬೇರೆ ರೂಪದಲ್ಲಿ ರಕ್ತ ಪರಿಹಾರ ನೀಡಬಯಸಿದರೆ ಅದು ಪ್ರಸ್ತುತ ಪ್ರಮಾಣದ ಮಾರುಕಟ್ಟೆ ಮೌಲ್ಯಕ್ಕೆ ಅನುಗುಣವಾಗಿ ನಿಶ್ಚಯಿಸಲ್ಪಡುತ್ತದೆ. ಉದಾಹರಣೆಗೆ ನಗದಿನ ರೂಪದಲ್ಲಿ ರಕ್ತ ಪರಿಹಾರ ನೀಡಬಯಸುವವರಿಗೆ ಪ್ರವಾದಿವರ್ಯರು(ಸ) ಎಂಟುನೂರು ದೀನಾರ್ ಅಥವಾ ಎಂಟು ಸಾವಿರ ದಿರ್ಹಮ್ ನಿಶ್ಚಯಿಸುತ್ತಿದ್ದರು. ಹ. ಉಮರ(ರ) ಕಾಲ ಬಂದಾಗ ಅವರು ಹೇಳಿದರು; ಈಗ ಒಂಟೆಗಳ ಬೆಲೆ ಏರಿರುವುದರಿಂದ ಚಿನ್ನದ ದೀನಾರ್ ಆದರೆ ಒಂದು ಸಾವಿರ ಅಥವಾ ಬೆಳ್ಳಿಯ ನಾಣ್ಯಗಳಾದರೆ ಹನ್ನೆರಡು ಸಾವಿರ ದಿರ್ಹಮ್ ರಕ್ತ ಪರಿಹಾರ ನೀಡಬೇಕಾಗುವುದು. ಈ ರಕ್ತ ಪರಿಹಾರವು ಅನಿರೀಕ್ಷಿತವಾಗಿ ನಡೆದ ವಧೆಗೆ ಅನ್ವಯಿಸುತ್ತದೆಯೇ ಹೊರತು ಉದ್ದೇಶ ಪೂರ್ವಕ ನಡೆಸಲಾದ ಕೊಲೆಗೆ ಅಲ್ಲ ಎಂಬುದು ಉಲ್ಲೇಖನೀಯ.
66. ಈ ಆದೇಶಗಳ ತಾತ್ಪರ್ಯವೇನೆಂದರೆ ಹತನಾದವನು ದಾರುಲ್ ಇಸ್ಲಾಮ್(ಇಸ್ಲಾಮಿ ರಾಷ್ಟ್ರ)ನ ಪ್ರಜೆಯಾಗಿದ್ದರೆ ಹಂತಕನು ರಕ್ತ ಪರಿಹಾರವನ್ನೂ ನೀಡಬೇಕು. ತನ್ನ ತಪ್ಪಿನ ಪ್ರಾಯಶ್ಚಿತ್ತಕ್ಕಾಗಿ ಓರ್ವ ಗುಲಾಮನನ್ನೂ ಸ್ವತಂತ್ರಗೊಳಿಸಬೇಕು. ಹತನಾದವನು ಶತ್ರು ರಾಷ್ಟ್ರದ ಪ್ರಜೆಯಾಗಿದ್ದರೆ ಹಂತಕನು ಗುಲಾಮನೊಬ್ಬನನ್ನು ಸ್ವತಂತ್ರಗೊಳಿಸಿದರೆ ಸಾಕು. ಅದಕ್ಕಾಗಿ ಅವನು ರಕ್ತ ಪರಿಹಾರವನ್ನು ನೀಡಬೇಕಾಗಿಲ್ಲ. ಇಸ್ಲಾಮಿ ರಾಷ್ಟ್ರದೊಂದಿಗೆ ಒಪ್ಪಂದವಿರುವ ಇಸ್ಲಾಮೇತರ ರಾಷ್ಟ್ರದ ಪ್ರಜೆಯಾಗಿದ್ದರೆ ಹಂತಕನು ಓರ್ವ ಗುಲಾಮನನ್ನೂ ಸ್ವತಂತ್ರಗೊಳಿಸಬೇಕು. ಅಂತೆಯೇ ರಕ್ತ ಪರಿಹಾರವನ್ನೂ ನೀಡಬೇಕು. ಆದರೆ ಪರಿಹಾರದ ಪ್ರಮಾಣ ಒಪ್ಪಂದ ಮಾಡಲ್ಪಟ್ಟ ರಾಷ್ಟ್ರದ ಮುಸ್ಲಿಮೇತರನೊಬ್ಬನ ವಧೆಗೆ ಪ್ರತಿಯಾಗಿ ಕೊಡಬೇಕಾದ ಪೂರ್ವ ನಿರ್ಧರಿತ ಪರಿಹಾರಕ್ಕೆ ಸಮಾನವಾಗಿರುತ್ತದೆ.
67. ಅರ್ಥಾತ್- ನಿರಂತರ ಉಪವಾಸ ಆಚರಿಸಬೇಕು. ಮಧ್ಯದಲ್ಲಿ ಉಪವಾಸ ತೊರೆಯಬಾರದು. ನ್ಯಾಯಸಮ್ಮತವಾದ ಕಾರಣವಿಲ್ಲದೆ

ಪಶ್ಚಾತ್ತಾಪ ಪಡುವ ಕ್ರಮವಿದು.⁶⁸ ಅಲ್ಲಾಹ್ ಸರ್ವಜ್ಞನೂ ಯುಕ್ತಿಪೂರ್ಣನೂ ಆಗಿರುತ್ತಾನೆ.

93. ಒಬ್ಬ ಸತ್ಯವಿಶ್ವಾಸಿಯನ್ನು ಉದ್ದೇಶ ಪೂರ್ವಕವಾಗಿ ವಧಿಸಿದವನಿಗೆ ಅದರ ಪ್ರತಿಫಲ ನರಕವೇ ಆಗಿದ್ದು ಅವನು ಅದರಲ್ಲಿ ಸದಾಕಾಲ ವಾಸಿಸುವನು. ಅವನ ಮೇಲೆ ಅಲ್ಲಾಹನ ಕ್ರೋಧ ಮತ್ತು ಶಾಪವಿದೆ. ಅಲ್ಲಾಹನು ಅವನಿಗಾಗಿ ಘೋರ ಶಿಕ್ಷೆಯನ್ನು ಸಿದ್ಧ ಗೊಳಿಸಿಟ್ಟಿರುತ್ತಾನೆ.

وَمَنْ يَقْتُلْ مُؤْمِنًا مُتَعَمِّدًا فَجَزَاؤُهُ
جَهَنَّمُ خَالِدًا فِيهَا وَغَضِبَ اللَّهُ عَلَيْهِ
وَلَعَنَهُ وَأَعَدَّ لَهُ عَذَابًا عَظِيمًا ﴿١٧﴾

94. ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನ ಮಾರ್ಗದಲ್ಲಿ ಜಿಹಾದ್‌ಗೆ ನಡೆದಾಗ ಮಿತ್ರ ಮತ್ತು ಶತ್ರುಗಳಲ್ಲಿ ಭೇದವರಿಯಿರಿ ಮತ್ತು ನಿಮ್ಮನ್ನು ಮುಂದಾಗಿ ಅಭಿವಂದಿಸಿದವನಿಗೆ ತಕ್ಷಣ, "ನೀನು ಸತ್ಯವಿಶ್ವಾಸಿಯಲ್ಲ" ಎನ್ನಬೇಡಿರಿ. ನೀವು ಐಹಿಕ ಜೀವನ ಸಾಧನಗಳನ್ನು ಬಯಸುವಿರಾದರೆ, ಅಲ್ಲಾಹನ ಬಳಿ ನಿಮಗೆ ಬೇಕಾದ ವಿಪುಲ ಸಮರಾಜಿತ ಸೊತ್ತುಗಳಿವೆ. ನೀವು ಸಹ ಹಿಂದೆ ಇದೇ ಅವಸ್ಥೆಯಲ್ಲಿ ಸಿಲುಕಿದ್ದಿರಷ್ಟೆ. ಅನಂತರ ಅಲ್ಲಾಹನು ನಿಮಗೆ ಉಪಕಾರ ಮಾಡಿದನು. ಆದುದರಿಂದ ಚೆನ್ನಾಗಿ ಪರ್ಯಾಲೋಚಿಸಿರಿ.⁶⁹ ನೀವು ಮಾಡುತ್ತಿರುವುದನ್ನೆಲ್ಲ ಅಲ್ಲಾಹನು ಚೆನ್ನಾಗಿ ಬಲ್ಲವನಾಗಿದ್ದಾನೆ.

يَا أَيُّهَا الَّذِينَ آمَنُوا إِذَا صَرَبْتُمْ فِي
سَبِيلِ اللَّهِ فَتَبَيَّنُوا وَلَا تَقُولُوا لِمَنْ
آتَىٰ إِلَيْكُمُ السَّلَامُ كَسْتُمْ مُؤْمِنًا تَبَعُونَ
عَرَضَ الْحَيَوةِ الدُّنْيَا نَفَعْنَا اللَّهُ مَعَانِمُ
كَثِيرَةً ۚ كَذَلِكَ كُنْتُمْ مِنْ قَبْلُ فَمَنَّ اللَّهُ
عَلَيْكُمْ فَتَبَيَّنُوا إِنَّ اللَّهَ كَانَ بِمَا
تَعْمَلُونَ خَبِيرًا ﴿١٨﴾

ನಡುವೆ ಒಂದು ಉಪವಾಸವನ್ನು ತೊರೆದರೆ ಪುನಃ ಉಪವಾಸದ ಸರದಿಯನ್ನು ಆರಂಭಿಸಬೇಕಾಗುವುದು.

68. ಅರ್ಥಾತ್- ಇದು ದಂಡವಲ್ಲ. ಬದಲಾಗಿ ಇದು ತೌಬ್(ಪಶ್ಚಾತ್ತಾಪ) ಮತ್ತು ಕಫಾರ್(ಪ್ರಾಯಶ್ಚಿತ್ತ)ವಾಗಿದೆ. ದಂಡದಲ್ಲಿ ವಿಷಾದ, ಸಂಕೋಚ ಮತ್ತು ಆತ್ಮಶುದ್ಧಿಯ ಸ್ಫೂರ್ತಿಯೇ ಇರುವುದಿಲ್ಲ. ಸಾಧಾರಣವಾಗಿ ಅದನ್ನು ಒಲ್ಲದ ಮನಸ್ಸಿನಿಂದ ಅಸಮಾಧಾನಪೂರ್ವಕ ಕೊಡಲಾಗುತ್ತದೆ. ಅದು ಬೇಸರ ಮತ್ತು ಅರೋಚಕ ಭಾವನೆಯನ್ನುಂಟು ಮಾಡುತ್ತದೆ. ಇದಕ್ಕೆ ವ್ಯತಿರಿಕ್ತವಾಗಿ ಅಲ್ಲಾಹನು ತಪ್ಪು ಸಂಭವಿಸಿದಂತಹ ದಾಸನ ಮನಸ್ಸಿನಿಂದ ಅದರ ಪ್ರಭಾವವನ್ನು ಅಳಿಸಿಬಿಡಲು ಆರಾಧನೆ, ಸತ್ಕರ್ಮ ಮತ್ತು ಇತರರ ಹಕ್ಕುಗಳನ್ನು ಕೊಡುವ ವಿಧಾನವನ್ನು ಅಳವಡಿಸಬೇಕೆಂದು ಬಯಸುತ್ತಾನೆ. ಆ ಮೂಲಕ ಸಂಕೋಚ ಮತ್ತು ವಿಷಾದಗಳೊಂದಿಗೆ ಅವನು ಅಲ್ಲಾಹನಡೆಗೆ ಮರಳುತ್ತಾನೆ. ಇದರಿಂದ ಅವನ ತಪ್ಪು ಕ್ಷಮಿಸಲ್ಪಡುವುದರ ಜತೆಗೆ ಅವನ ಮನಸ್ಸು ಇಂತಹ ತಪ್ಪುಗಳ ಪುನರಾವರ್ತನೆಯಿಂದ ಸಂಪೂರ್ಣವಾಗಿ ಮುಕ್ತವಾಗಿರುತ್ತದೆ.

69. ಇಸ್ಲಾಮಿನ ಆರಂಭ ಕಾಲದಲ್ಲಿ 'ಅಸ್ಸಲಾಮು ಅಲೈಕುಮ್' ಎಂಬ ಪದ ಒಂದು ಸಂಕೇತ ಮತ್ತು ಚಿಹ್ನೆಯಾಗಿತ್ತು. ನಾನೂ ನಿಮ್ಮ ಗುಂಪಿಗೆ ಸೇರಿದವನು ಹಾಗೂ ನಿಮ್ಮ ಮಿತ್ರ ಮತ್ತು ಹಿತೈಷಿ ಆಗಿದ್ದೇನೆ, ನಿಮ್ಮ ಶತ್ರುವಲ್ಲ ಎಂದು ಸೂಚಿಸಲಿಕ್ಕಾಗಿ ಒಬ್ಬ ಇನ್ನೊಬ್ಬನಿಗೆ ಈ ಪದವನ್ನು ಉಪಯೋಗಿಸುತ್ತಿದ್ದನು. ಆ ಕಾಲದಲ್ಲಿ ಅರೇಬಿಯಾದ ನವ ಮುಸ್ಲಿಮರು ಮತ್ತು ಸತ್ಯನಿಷೇಧಿಗಳ ನಡುವೆ ಭಾಷೆ, ಉಡುಪು ಮತ್ತಿತರ ವಿಷಯಗಳಲ್ಲಿ ಮೊದಲ ನೋಟದಲ್ಲೇ ಓರ್ವ ಮುಸ್ಲಿಮ್ ಇನ್ನೊರ್ವ ಮುಸ್ಲಿಮನನ್ನು ಗುರುತಿಸಬಲ್ಲಂತಹ ಸೃಷ್ಟಿವಾದ ಯಾವುದೇ ಅಂತರವಿರಲಿಲ್ಲ. ಆದ್ದರಿಂದ ಈ ಸಾಂಕೇತಿಕ ಪದದ ಪ್ರಾಮುಖ್ಯತೆ ಇನ್ನೂ ಹೆಚ್ಚಿತ್ತು. ಆದ್ದರಿಂದ ಯುದ್ಧದ ಸಂದರ್ಭದಲ್ಲಿ ಅವರಿಗೆ ಪೇಚಿಗೇಡಾಗಬೇಕಾಗಿ ಬರುತ್ತಿತ್ತು. ಮುಸ್ಲಿಮರು ಯಾವುದಾದರೂ ಶತ್ರು ಪಾಳಯದ ಮೇಲೆ ಹಲ್ಲೆ ನಡೆಸುವಾಗ ಯಾವನಾದರೊಬ್ಬ ಮುಸ್ಲಿಮನು ನಡುವೆ ಸಿಕ್ಕಿಬಿದ್ದರೆ, ಅವನು ಹಲ್ಲೆನಡೆಸಿದ ಮುಸ್ಲಿಮರೊಡನೆ ನಾನೂ ನಿಮ್ಮ ಧರ್ಮ ಸಂಬಂಧಿ ಸೋದರನೇ ಆಗಿದ್ದೇನೆಂದು ರುಜುಪಡಿಸಲು 'ಅಸ್ಸಲಾಮು ಅಲೈಕುಮ್' ಅಥವಾ 'ಲಾಇಲಾಹ ಇಲ್ಲಲ್ಲಾಹ್' ಎಂದು ಕೂಗಿ

95. ಮುಸ್ಲಿಮರ ಪೈಕಿ ಯಾವ ಕಾರಣವೂ ಇಲ್ಲದೆ ಮನೆಯೊಳಗೆ ಕುಳಿತಿರುವವರೂ ಅಲ್ಲಾಹನ ಮಾರ್ಗದಲ್ಲಿ ತನು ಧನಗಳಿಂದ ಹೋರಾಡುತ್ತಿರುವವರೂ ಸಮಾನರಾಗಲಾರರು. ಕುಳಿತಿರುವವರಿಗಿಂತ ತನು ಧನಗಳಿಂದ ಹೋರಾಟ ನಡೆಸುವವರ ಸ್ಥಾನವನ್ನು ಅಲ್ಲಾಹನು ಉನ್ನತಗೊಳಿಸುತ್ತಾನೆ. ಅಲ್ಲಾಹನು ಪ್ರತಿಯೊಬ್ಬನಿಗೂ ಒಳಿತಿನ ವಾಗ್ದಾನವನ್ನೇ ಮಾಡಿರುವನಾದರೂ ಅವನ ಬಳಿ ಧರ್ಮಯೋಧರ ಸೇವೆಗಳ ಪ್ರತಿಫಲವು ಕುಳಿತಿರುವವರಿಗಿಂತ ಅತಿ ಹೆಚ್ಚಾಗಿರುತ್ತದೆ.

96. ಅವರಿಗೆ ಅಲ್ಲಾಹನ ವತಿಯಿಂದ ಉನ್ನತ ಸ್ಥಾನಗಳೂ ಕ್ಷಮೆಯೂ ಕೃಪೆಯೂ ಇವೆ. ಅಲ್ಲಾಹ್ ಮಹಾ ಕ್ಷಮಾದಾನಿಯೂ ಕರುಣಾ ನಿಧಿಯೂ ಆಗಿರುತ್ತಾನೆ.

97. ತಮ್ಮ ಮೇಲೆ ತಾವೇ ಅಕ್ರಮವೆಸಗುತ್ತಿದ್ದವರ⁷⁰ ಪ್ರಾಣವನ್ನು ದೇವಚರರು ವಶಪಡಿಸಿಕೊಂಡಾಗ ಅವರೊಡನೆ, "ನೀವು ಯಾವ ಸ್ಥಿತಿಯಲ್ಲಿದ್ದಿರಿ?" ಎಂದು ಕೇಳಿದರು. ಅವರು, "ನಾವು ಭೂಮಿಯಲ್ಲಿ ಅಶಕ್ತರೂ ವಿವಶರೂ ಆಗಿದ್ದೆವು" ಎಂದು ಉತ್ತರ ಕೊಟ್ಟರು. ಆಗ ದೇವಚರರು, "ನಿಮಗೆ ವಲಸೆ ಹೋಗಲು ಭೂಮಿಯು ವಿಶಾಲವಿರಲಿಲ್ಲವೇ?" ಎಂದು ಕೇಳಿದರು. ಇಂತಹ ವರ ವಾಸಸ್ಥಳವು ನರಕವೇ ಆಗಿದೆ. ಅದು ಅತ್ಯಂತ ಕೆಟ್ಟ ವಾಸಸ್ಥಾನ.

98. ಆದರೆ ನಿಜಕ್ಕೂ ವಿವಶರಾಗಿರುವ ಮತ್ತು ಹೊರಟು ಹೋಗಿ ಬಿಡಲು ದಾರಿ ಹಾಗೂ ಸಾಧನವಿಲ್ಲದ ಪುರುಷರೂ ಸ್ತ್ರೀಯರೂ ಮಕ್ಕಳೂ ಇದಕ್ಕೆ ಹೊರತಾಗಿದ್ದಾರೆ.

لَا يَسْتَوِي الْقُعْدُونَ مِنَ الْمُؤْمِنِينَ غَيْرُ
أُولِي الضَّرَرِ وَالْمُجَاهِدُونَ فِي سَبِيلِ
اللَّهِ بِأَمْوَالِهِمْ وَأَنْفُسِهِمْ فَضَّلَ اللَّهُ
الْمُجَاهِدِينَ بِأَمْوَالِهِمْ وَأَنْفُسِهِمْ عَلَى
الْقُعْدِينَ دَرَجَةً وَكُلًّا وَعَدَ اللَّهُ
الْحُسْنَٰى وَفَضَّلَ اللَّهُ الْمُجَاهِدِينَ عَلَى
الْقُعْدِينَ أَجْرًا عَظِيمًا ۝

دَرَجَاتٍ مِّنْهُ وَمَغْفِرَةً وَرَحْمَةً
وَكَانَ اللَّهُ غَفُورًا رَّحِيمًا ۝

إِنَّ الَّذِينَ تَوَلَّوْا كُفْرًا ظَالِمِينَ
أَنْفُسُهُمْ قَالُوا فِيمَ كُنْتُمْ قَالُوا كُنَّا
مُسْتَضْعَفِينَ فِي الْأَرْضِ قَالُوا أَلَمْ تَكُنْ
أَرْضَ اللَّهِ وَاسِعَةً فَتُهَاجِرُوا فِيهَا فَأُولَٰئِكَ
مَأْوَاهُمْ جَهَنَّمُ وَسَاءَتْ مَصِيرًا ۝

إِلَّا الْمُسْتَضْعَفِينَ مِنَ الرِّجَالِ وَالنِّسَاءِ
وَالْوِلْدَانَ إِن لَّا يَسْتَطِيعُونَ حِيلَةً وَلَا
يَهْتَدُونَ سَبِيلًا ۝

ಹೇಳುತ್ತಿದ್ದನು. ಆದರೆ ಮುಸ್ಲಿಮರಿಗೆ ಇವನು ಸತ್ಯನಿಷೇಧಿಯೇ ಆಗಿರಬಹುದು, ಬರೇ ಜೀವ ಉಳಿಸುವ ಉದ್ದೇಶದಿಂದ ಹೀಗೆ ನೆವ ಮಾಡಿಕೊಳ್ಳುತ್ತಿರಬಹುದು ಎಂಬ ಸಂಶಯ ಉಂಟಾಗುತ್ತಿತ್ತು. ಅನೇಕ ಸಂದರ್ಭದಲ್ಲಿ ಅಂತಹವರನ್ನು ಅವರು ವಧಿಸುತ್ತಿದ್ದರು. ಆದ್ದರಿಂದಲೇ ಈ ಸೂಕ್ತದಲ್ಲಿ, ಯಾರಾದರೂ ತನ್ನನ್ನು ಮುಸ್ಲಿಮನೆಂದು ಹೇಳಿಕೊಂಡರೆ, ಅವನು ಕೇವಲ ಜೀವ ಉಳಿಸಲಿಕ್ಕಾಗಿ ಸುಳ್ಳಾಡುತ್ತಿರುವವನಾಗಿರಬಹುದು. ಏನಿದ್ದರೂ ವಿಚಾರಣೆಯ ಬಳಿಕವೇ ಸತ್ಯ ಬಯಲಾಗುತ್ತದೆ. ವಿಚಾರಣೆಯಿಲ್ಲದೆ ಅವನನ್ನು ಬಿಟ್ಟು ಬಿಟ್ಟರೆ ಸತ್ಯನಿಷೇಧಿಯೊಬ್ಬ ಸುಳ್ಳು ಹೇಳಿ ಜೀವ ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂಬುದು ನಿಜ. ಅಂತೆಯೇ ವಿಚಾರಣೆಯಿಲ್ಲದೆ ವಧಿಸಿದರೆ ನಿರಪರಾಧಿ ಸತ್ಯವಿಶ್ವಾಸಿಯೊಬ್ಬ ನಿಮ್ಮ ಕೈಯಿಂದ ಅನ್ಯಾಯವಾಗಿ ವಧಿಸಲ್ಪಡುವ ಸಾಧ್ಯತೆಯೂ ಇದ್ದೇ ಇದೆ.

70. ಅರ್ಥಾತ್- ಇಸ್ಲಾಮ್ ಸ್ವೀಕರಿಸಿದ ಬಳಿಕವೂ ಯಾವುದೇ ಕಾರಣ ಅಥವಾ ಅನಿವಾರ್ಯತೆಗಳಿಲ್ಲದೆ ತಮ್ಮ ಸತ್ಯನಿಷೇಧಿ ಜನಾಂಗದೊಂದಿಗೇ ಇದ್ದು ಅರೆ ಸತ್ಯವಿಶ್ವಾಸಿ ಮತ್ತು ಅರೆ ಸತ್ಯನಿಷೇಧಿಯಂತೆ ಜೀವನ ಸಾಗಿಸುವುದರಲ್ಲೇ ಸಂತ್ಯಪ್ತಿ ಪಡೆಯುವವರಾಗಿದ್ದಾರೆ. ಆಗ ಇಸ್ಲಾಮಿ ರಾಷ್ಟ್ರವೊಂದು ಅಸ್ತಿತ್ವಕ್ಕೆ ಬಂದಿತ್ತು. ಅಲ್ಲಿಗೆ ವಲಸೆಹೋಗಿ ತಮ್ಮ ಧರ್ಮ ಮತ್ತು ವಿಶ್ವಾಸಕ್ಕೆ ಬದ್ಧರಾಗಿ ಪೂರ್ಣ ಇಸ್ಲಾಮಿ ಬದುಕನ್ನು ಸಾಗಿಸಲು ಅವರಿಗೆ ಸಾಧ್ಯವಿತ್ತು. ಇಸ್ಲಾಮಿ ರಾಷ್ಟ್ರದಿಂದ ತಮ್ಮ ವಿಶ್ವಾಸದ ರಕ್ಷಣೆಗಾಗಿ ಆ ಕಡೆಗೆ ವಲಸೆ ಬರುವಂತೆ ಅವರಿಗೆ ಆಹ್ವಾನವೂ ಬಂದಿತ್ತು.

99. ಅಲ್ಲಾಹ್ ಅವರನ್ನು ಕ್ಷಮಿಸಿಬಿಡಲೂ ಬಹುದು. ಅಲ್ಲಾಹನು ಅತ್ಯಂತ ಮನ್ನಿಸುವಾತನೂ ಕ್ಷಮಾಶೀಲನೂ ಆಗಿರುತ್ತಾನೆ.

فَأُولَٰئِكَ عَسَى اللَّهُ أَنْ يَعْفُوَ عَنْهُمْ ۗ وَكَانَ اللَّهُ عَفُوًّا غَفُورًا ﴿٩٩﴾

100. ಅಲ್ಲಾಹನ ಮಾರ್ಗದಲ್ಲಿ ವಲಸೆ ಹೋಗುವವನು ಭೂಮಿಯಲ್ಲಿ ಆಶ್ರಯ ಪಡೆಯಲು ಅನೇಕ ಸ್ಥಳಗಳನ್ನೂ ಜೀವನ ಸಾಗಿಸಲು ಸಾಕಷ್ಟು ಅವಕಾಶವನ್ನೂ ಕಾಣುವನು. ಯಾವನಾದರೂ ತನ್ನ ಮನೆಯಿಂದ ಅಲ್ಲಾಹ್ ಮತ್ತು ಸಂದೇಶವಾಹಕರ ಕಡೆಗೆ ವಲಸೆ ಹೋಗಲು ಹೊರಟರೆ, ಮುಂದೆ ದಾರಿಯಲ್ಲೇ ಅವನಿಗೆ ಮರಣ ವುಂಟಾದರೆ ಅವನ ಪ್ರತಿಫಲ ಅಲ್ಲಾಹನ ಮೇಲೆ ಕಡ್ಡಾಯವಾಗಿ ಬಿಟ್ಟಿತು. ಅಲ್ಲಾಹನು ಅತ್ಯಂತ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.⁷¹

وَمَنْ يُهَاجِرْ فِي سَبِيلِ اللَّهِ يَجِدْ فِي الْأَرْضِ مُرْعًا كَثِيرًا وَسَعَةً ۗ وَمَنْ يَخْرُجْ مِنْ بَيْتِهِ مُهَاجِرًا إِلَى اللَّهِ وَرَسُولِهِ ثُمَّ يُدْرِكْهُ الْمَوْتُ فَقَدْ وَقَعَ أَجْرُهُ عَلَى اللَّهِ ۗ وَكَانَ اللَّهُ غَفُورًا رَحِيمًا ﴿١٠٠﴾

101. ನೀವು ಪ್ರಯಾಣಕ್ಕೆ ಹೊರಟಾಗ ನಮಾಝನ್ನು 'ಕಸ್ರ್' ಮಾಡಿಕೊಳ್ಳುವುದರಲ್ಲಿ⁷² (ಕಡಿತಗೊಳಿಸಿಕೊಳ್ಳುವುದರಲ್ಲಿ) ಅಡ್ಡಿಯಿಲ್ಲ. (ಮುಖ್ಯವಾಗಿ) ಸತ್ಯನಿಷೇಧಿಗಳು ನಿಮ್ಮನ್ನು ಸತಾಯಿಸುವರೆಂಬ ಆಶಂಕೆಯುಂಟಾದಾಗ. ಏಕೆಂದರೆ ನಿಶ್ಚಯವಾಗಿಯೂ ಅವರು ನಿಮ್ಮೊಂದಿಗೆ ಪ್ರತ್ಯಕ್ಷ ಹಗೆತನ ಸಾಧಿಸಲು ಹೊರಟಿರುತ್ತಾರೆ.

وَإِذَا ضَرَبْتُمْ فِي الْأَرْضِ فَلَيْسَ عَلَيْكُمْ جُنَاحٌ أَنْ تَقْصُرُوا مِنَ الصَّلَاةِ إِنْ خِفْتُمْ أَنْ يَفْتِنَكُمُ الَّذِينَ كَفَرُوا ۗ إِنَّ الْكَافِرِينَ كَانُوا لَكُمْ عَدُوًّا مُّبِينًا ﴿١٠١﴾

102. ಓ ಪೈಗಂಬರರೇ, ನೀವು ಮುಸ್ಲಿಮರೊಂದಿಗೆ ಇದ್ದು (ಯುದ್ಧಾವಸ್ಥೆಯಲ್ಲಿ) ಅವರಿಗೆ ನಮಾಝ್ ಮಾಡಿಸಲು ನಿಂತಾಗ ಅವರಲ್ಲೊಂದು ಗುಂಪು ನಿಮ್ಮ ಸಂಗಡ ನಿಲ್ಲಲಿ ಮತ್ತು ತಮ್ಮ ಶಸ್ತ್ರಾಸ್ತ್ರಗಳನ್ನು ಧರಿಸಿಕೊಂಡೇ ಇರಲಿ. ಅವರು ಸಾಷ್ಟಾಂಗ ಮಾಡಿದ ಮೇಲೆ ಹಿಂದಕ್ಕೆ ಸರಿದು ಬಿಡಲಿ ಮತ್ತು ಇನ್ನೂ ನಮಾಝ್ ಮಾಡಿರದ ಇನ್ನೊಂದು ಗುಂಪು ಬಂದು ನಿಮ್ಮ ಸಂಗಡ ನಮಾಝ್ ಮಾಡಲಿ. ಅವರೂ ಜಾಗರೂಕರಾಗಿಯೂ ಶಸ್ತ್ರಧಾರಿಗಳಾಗಿಯೂ⁷³ ಇರಲಿ. ಏಕೆಂದರೆ ನೀವು ನಿಮ್ಮ

وَإِذَا كُنْتُمْ فِيهِمْ فَاتَّقُوا لَهُمُ الصَّلَاةَ ۗ فَلْتَتَّقُوا طَآئِفَةً مِّنْهُمْ مَّعَكُمْ وَلْيَأْخُذُوا بِسِلْحِهِمْ ۗ فَإِذَا سَجَدُوا فَأَنَّىٰ كُفُّوا مِنْ ذُرِّيَّتِكُمْ ۗ وَلْيَأْخُذُوا طَآئِفَةٌ أُخْرَىٰ لَمْ يُصَلُّوا فَلْيُصَلُّوا مَعَكُمْ وَلْيَأْخُذُوا حِذْرَهُمْ وَأَسْلِحَتَهُمْ ۗ وَذَٰلِكَ الَّذِي كَفَرُوا لَوْ تَعَفَّوْنَ عَنْ أَسْلِحَتِكُمْ وَأَمْتِعَتِكُمْ

71. ಅಲ್ಲಾಹನ ಧರ್ಮದ ಮೇಲೆ ವಿಶ್ವಾಸವಿಟ್ಟು, ವ್ಯಕ್ತಿಗೆ ಸತ್ಯನಿಷೇಧದ ವ್ಯವಸ್ಥೆಯಲ್ಲಿ ಎರಡು ವಿಧದಲ್ಲಿ ಮಾತ್ರ ಜೀವನ ಸಾಗಿಸಲು ಸಾಧ್ಯವಿದೆ ಎಂಬುದನ್ನು ತಿಳಿದುಕೊಳ್ಳಬೇಕು. ಒಂದೋ ಅವನು ಇಸ್ಲಾಮನ್ನು ಆ ಪ್ರದೇಶದಲ್ಲಿ ಪ್ರಬಲಗೊಳಿಸಲು ಮತ್ತು ಸತ್ಯನಿಷೇಧದ ವ್ಯವಸ್ಥೆಯನ್ನು ಇಸ್ಲಾಮಿ ವ್ಯವಸ್ಥೆಯಾಗಿ ಮಾರ್ಪಡಿಸಲು ಹೋರಾಡುತ್ತಿರಬೇಕು. ಪ್ರವಾದಿಗಳು ಮತ್ತು ಅವರ ಆರಂಭದ ಅನುಯಾಯಿಗಳು ಹಾಗೆಯೇ ಮಾಡುತ್ತಿದ್ದರು. ಇಲ್ಲವೇ ಅಲ್ಲಿಂದ ಹೊರಡುವ ದಾರಿಗಾಣದ ತೀವ್ರ ಅಸಮಾಧಾನದೊಂದಿಗೆ ಅನಿವಾರ್ಯವಾಗಿ ಅಲ್ಲಿ ನೆಲೆಸಿರಬೇಕು.

72. ಶಾಂತಿಯ ಕಾಲದಲ್ಲಿ ಮಾಡಲಾಗುವ ಪ್ರವಾಸದ 'ಕಸ್ರ್' (ನಮಾಝ್‌ನ ಕಡಿತ) ಎಂದರೆ ನಾಲ್ಕು ರಕಅತ್ ಕಡ್ಡಾಯವಿರುವ ಅವಧಿಯಲ್ಲಿ ಎರಡು ರಕಅತ್ ನಮಾಝ್ ನಿರ್ವಹಿಸುವುದಾಗಿದೆ. ಯುದ್ಧಾವಸ್ಥೆಯಲ್ಲಿ ಕಸ್ರ್ಗೆ ಮಿತಿಯನ್ನು ಗೊತ್ತುಪಡಿಸಲಾಗಿಲ್ಲ. ಯುದ್ಧದ ಸಂದರ್ಭದಲ್ಲಿ ಅವಕಾಶ ಒದಗಿಬಂದಂತೆ ನಮಾಝ್ ನಿರ್ವಹಿಸಬೇಕು.

73. ಸಲಾತಲ್ ಖೌಫ್(ಆತಂಕದ ಅವಧಿಯ ನಮಾಝ್)ನ ಈ ಆದೇಶವು ಶತ್ರುವಿನ ಆಕ್ರಮಣದ ಭಯವಿರುವ ಆದರೆ ಯುದ್ಧವಿನ್ನೂ ಆರಂಭಗೊಂಡಿರದ ಸಂದರ್ಭಕ್ಕಾಗಿ ಆಗಿದೆ.

ಆಯುಧಗಳಿಂದಲೂ ಸಾಮಾನು ಸಾಮಗ್ರಿಗಳಿಂದಲೂ ಕಿಂಚಿತ್ತಾದರೂ ಅಜಾಗರೂಕರಾದಾಗ ನಿಮ್ಮ ಮೇಲೆ ಹಠಾತ್ತಾಗಿ ಎರಗಿಬಿಡಬೇಕೆಂದು ಸತ್ಯನಿಷೇಧಿಗಳು ಹೊಂಚುಹಾಕಿಕೊಂಡಿರುತ್ತಾರೆ. ಒಂದು ವೇಳೆ ಮಳೆಯ ಕಾರಣದಿಂದ ನಿಮಗೆ ತೊಂದರೆಯಾಗುವುದೆಂದು ಕಂಡರೆ ಅಥವಾ ನೀವು ರೋಗಗ್ರಸ್ತರಾದರೆ ಆಯುಧಗಳನ್ನು ಕೆಳಗಿಡುವುದರಲ್ಲಿ ದೋಷವಿಲ್ಲ. ಆಗಲೂ ಜಾಗೃತರಾಗಿರಿ. ಅಲ್ಲಾಹ್ ಸತ್ಯನಿಷೇಧಿಗಳಿಗೆ ಅಪಮಾನಕಾರಕ ಶಿಕ್ಷೆಯನ್ನು ಸಿದ್ಧಗೊಳಿಸಿಟ್ಟಿರುತ್ತಾನೆ.

103. ನಮಾಝ್ ಮುಗಿಸಿಕೊಂಡ ಬಳಿಕ ನಿಂತೂ ಕುಳಿತೂ ಮಲಗಿಯೂ ಎಲ್ಲ ಅವಸ್ಥೆಗಳಲ್ಲೂ ಅಲ್ಲಾಹನನ್ನು ಸ್ಮರಿಸುತ್ತಲೇ ಇರಿ. ಶಾಂತಿಯುಂಟಾದ ಮೇಲೆ ಸಂಪೂರ್ಣ ನಮಾಝನ್ನು ನೆರವೇರಿಸಿರಿ. ವಾಸ್ತವದಲ್ಲಿ ನಮಾಝ್ ಸತ್ಯವಿಶ್ವಾಸಿಗಳ ಮೇಲೆ ಸಮಯಪಾಲನೆಯೊಂದಿಗೆ ನೆರವೇರಿಸಲು ವಿಧಿಸಲ್ಪಟ್ಟಿರುವ ಕಡ್ಡಾಯ ವಿಧಿಯಾಗಿರುತ್ತದೆ.

104. ಈ ಗುಂಪನ್ನು ಬೆನ್ನಟ್ಟುವುದರಲ್ಲಿ ದೌರ್ಬಲ್ಯ ತೋರಬೇಡಿರಿ. ನೀವು ಕಷ್ಟಪಡುತ್ತಿರುವುದಾದರೆ ನಿಮ್ಮಂತೆ ಅವರೂ ಕಷ್ಟಪಡುತ್ತಿದ್ದಾರೆ. ಅವರು ಅಲ್ಲಾಹನಿಂದ ಪ್ರತೀಕ್ಷಿಸದಿರುವುದನ್ನು ನೀವು ಪ್ರತೀಕ್ಷಿಸುತ್ತೀರಿ. ಅಲ್ಲಾಹನು ಸರ್ವಜ್ಞನೂ ಯುಕ್ತಪೂರ್ಣನೂ ಆಗಿರುತ್ತಾನೆ.

105. ಓ ಪೈಗಂಬರರೇ ಅಲ್ಲಾಹ್ ನಿಮಗೆ ತೋರಿಸಿಕೊಟ್ಟ ಪ್ರಕಾರ ಜನರ ನಡುವೆ ತೀರ್ಪು ನೀಡಲಿಕ್ಕಾಗಿ ನಾವು ನಿಮ್ಮ ಮೇಲೆ ಈ ಗ್ರಂಥವನ್ನು ಸತ್ಯ ಸಹಿತ ಅವತೀರ್ಣಗೊಳಿಸಿದ್ದೇವೆ. ನೀವು ಅಪ್ರಾಮಾಣಿಕರ ಪರವಾಗಿ ವಾದಿಸುವವರಾಗಬೇಡಿರಿ.

106. ಪಾಪ ವಿಮೋಚನೆಗಾಗಿ ಅಲ್ಲಾಹನನ್ನು ಪ್ರಾರ್ಥಿಸಿರಿ. ಅವನು ಅತ್ಯಂತ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

107. ಆತ್ಮವಂಚನೆ ಮಾಡುವವರನ್ನು⁷⁴ ನೀವು ಸಮರ್ಥಿಸಬೇಡಿರಿ. ನಿಶ್ಚಯವಾಗಿಯೂ ವಿಶ್ವಾಸಘಾತಕ ಮತ್ತು ಪಾಪಕರ್ಮಿಗಳಾದವರು ಅಲ್ಲಾಹನಿಗೆ ಮೆಚ್ಚುಗೆಯವರಲ್ಲ.

فَيَبْلُغُونَ عَلَيْكُمْ مِثْلَهُ وَاحِدَةً وَلَا جُنَاحَ
عَلَيْكُمْ إِنْ كَانَ بِكُمْ أَذًى مِنْ مَطَرٍ أَوْ
كُنْتُمْ مَرْضَىٰ أَنْ تَضَعُوا أَسْلِحَتَكُمْ وَخُذُوا
حُدُودَكُمْ إِنَّ اللَّهَ أَعَدَّ لِلْكَافِرِينَ عَذَابًا مُهِينًا ﴿١٠٣﴾

فَإِذَا قَضَيْتُمُ الصَّلَاةَ فَادْكُرُوا اللَّهَ قِيَامًا
وَقُعُودًا وَعَلَىٰ جُنُوبِكُمْ فَإِذَا اطْمَأْنَنْتُمْ
فَأَقِيمُوا الصَّلَاةَ إِنَّ الصَّلَاةَ كَانَتْ
عَلَى الْمُؤْمِنِينَ كِتَابًا مَوْقُوتًا ﴿١٠٤﴾

وَلَا تَهِنُوا فِي ابْتِغَاءِ الْقَوْمِ إِنْ تَكُونُوا
تَأْلُمُونَ فَإِنَّهُمْ يَأْلُمُونَ كَمَا تَأْلُمُونَ
وَتَرْجُونَ مِنَ اللَّهِ مَا لَا يَرْجُونَ
وَكَانَ اللَّهُ عَلِيمًا حَكِيمًا ﴿١٠٥﴾

إِنَّا أَنْزَلْنَا إِلَيْكَ الْكِتَابَ بِالْحَقِّ
لِتَحْكُمَ بَيْنَ النَّاسِ بِمَا أَرَاكَ اللَّهُ
وَلَا تَكُنْ لِلْخَائِبِينَ خَصِيمًا ﴿١٠٦﴾

وَاسْتَغْفِرِ اللَّهَ إِنَّ اللَّهَ كَانَ غَفُورًا رَحِيمًا ﴿١٠٧﴾

وَلَا تُجَادِلْ عَنِ الَّذِينَ يَخْتَلُونَ أَنفُسَهُمْ
إِنَّ اللَّهَ لَا يُحِبُّ مَنْ كَانَ خَوَّانًا أَثِيمًا ﴿١٠٨﴾

74. ಇತರರನ್ನು ವಂಚಿಸುವವನು ವಾಸ್ತವದಲ್ಲಿ ಮೊತ್ತ ಮೊದಲು ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ.

108. ಇವರು ತಮ್ಮ ಚಟುವಟಿಕೆಗಳನ್ನು ಮಾನವರಿಗೆ ತಿಳಿಯದಂತೆ ಅಡಗಿಸಿಬಿಡಬಲ್ಲರು. ಆದರೆ ಅಲ್ಲಾಹನಿಗೆ ತಿಳಿಯದಂತೆ ಅಡಗಿಸಲಾರರು. ಇವರು ರಾತ್ರಿಕಾಲದಲ್ಲಿ ಅವಿತುಕೊಂಡು ಅವನ ಇಚ್ಛೆಗೆ ವಿರುದ್ಧ ಗೂಢಾಲೋಚನೆ ನಡೆಸುತ್ತಿರುವಾಗಲೂ ಆತನು ಇವರ ಸಂಗಡವೇ ಇರುತ್ತಾನೆ. ಇವರ ಸಕಲ ಕರ್ಮಗಳನ್ನು ಅಲ್ಲಾಹನು ಆವರಿಸಿಕೊಂಡಿರುತ್ತಾನೆ.

يَسْتَخْفُونَ مِنَ النَّاسِ وَلَا يَسْتَخْفُونَ مِنَ اللَّهِ وَهُوَ مَعَهُمْ لَذِي بَيْتُونَ مَا لَا يَرْضَى مِنَ الْقَوْلِ وَكَانَ اللَّهُ بِمَا يَعْمَلُونَ مُحِيطًا ﴿١٠٨﴾

109. ನಿಜ; ನೀವು ಈ ಅಪರಾಧಗಳ ಪರವಾಗಿ ಇಹ ಜೀವನದಲ್ಲಿತ್ತು ವಾದ ಮಾಡಿದಿರಿ. ಆದರೆ ಪುನರುತ್ಥಾನ ದಿನದಂದು ಇವರಿಗಾಗಿ ಅಲ್ಲಾಹನೊಂದಿಗೆ ವಾದಿಸುವವರು ಯಾರಿದ್ದಾರೆ? ಅಲ್ಲಿ ಇವರ ವಕಾಲತು ವಹಿಸುವವರು ಯಾರು?

هَآأَنْتُمْ هُوَ لَآءِ جَدَلْتُمْ عَنْهُمْ فِي الْحَيَاةِ الدُّنْيَا فَمَنْ يُجَادِلُ اللَّهَ عَنْهُمْ يَوْمَ الْقِيَامَةِ أَمْ مَنْ يَكُونُ عَلَيْهِمْ وَكَيْلًا ﴿١٠٩﴾

110. ಯಾವನಾದರೂ ದುಷ್ಕರ್ಮವೆಸಗಿಬಿಟ್ಟರೆ ಅಥವಾ ತನ್ನ ಮೇಲೆ ತಾನೇ ಅಕ್ರಮವೆಸಗಿದರೆ ಮತ್ತು ಆ ಬಳಿಕ ಅಲ್ಲಾಹನೊಡನೆ ಕ್ಷಮಾಯಾಚನೆ ಮಾಡಿದರೆ, ಅಲ್ಲಾಹನು ಕ್ಷಮಾದಾನಿಯೂ ಕರುಣಾನಿಧಿಯೂ ಆಗಿರುವುದನ್ನು ಅವನು ಕಾಣುವನು.

وَمَنْ يَعْمَلْ سُوءًا أَوْ يَظْلِمْ نَفْسَهُ ثُمَّ يَسْتَغْفِرِ اللَّهَ يَجِدِ اللَّهَ غَفُورًا رَحِيمًا ﴿١١٠﴾

111. ಆದರೆ ಯಾರಾದರೂ ಪಾಪ ಗಳಿಸಿಕೊಂಡರೆ ಅವನ ಈ ಗಳಿಕೆಯು ಅವನಿಗೇ ಕೇಡಾಗುವುದು. ಅಲ್ಲಾಹನಿಗೆ ಸಕಲ ವಿಷಯಗಳ ಅರಿವಿದೆ. ಅವನು ಮಹಾ ಯುಕ್ತಿಪೂರ್ಣನಾಗಿರುತ್ತಾನೆ.

وَمَنْ يَكْسِبْ إِثْمًا فَإِنَّمَا يَكْسِبُ عَلَى نَفْسِهِ وَكَانَ اللَّهُ عَلِيمًا حَكِيمًا ﴿١١١﴾

112. ಇನ್ನಾರಾದರೂ ಅಪರಾಧ ಅಥವಾ ಪಾಪಕಾರ್ಯವೆಸಗಿ ಅದರ ಆರೋಪವನ್ನು ಇನ್ನೊಬ್ಬ ನಿರಪರಾಧಿಯ ಮೇಲೆ ಹೊರಿಸಿದರೆ, ಅವನು ಅತಿ ದೊಡ್ಡ ಸುಳ್ಳಾರೋಪಣೆ ಮತ್ತು ಸುವ್ಯಕ್ತ ಪಾತಕದ ಹೊರೆ ಹೊತ್ತುಕೊಂಡನು.

وَمَنْ يَكْسِبْ خَطِيئَةً أَوْ إِثْمًا ثُمَّ يَرْمِ بِهِ بَرِيئًا فَقَدِ احْتَمَلَ بُهْتَانًا وَإِثْمًا مُّبِينًا ﴿١١٢﴾

113. ಓ ಪೈಗಂಬರರೇ, ಅಲ್ಲಾಹನ ಅನುಗ್ರಹವೂ ಕೃಪೆಯೂ ನಿಮ್ಮ ಮೇಲೆ ಇಲ್ಲದಿರುತ್ತಿದ್ದರೆ, ಅವರಲ್ಲೊಂದು ಪಂಗಡವು ನಿಮ್ಮನ್ನು ಅಪಗ್ರಹಿಕೆಗೆ ಹಚ್ಚಲು ನಿರ್ಧರಿಸಿಯೇ ಬಿಟ್ಟಿತ್ತು. ವಸ್ತುತಃ ಅವರು ತಮ್ಮನ್ನೇ ಹೊರತು ಇನ್ನಾರನ್ನೂ ಅಪಗ್ರಹಿಕೆಗೆ ಹಚ್ಚುತ್ತಿರಲಿಲ್ಲ. ಅವರು ನಿಮಗೆ ಯಾವ ನಷ್ಟವನ್ನೂ ಮಾಡುವಂತಿರಲಿಲ್ಲ.⁷⁵

وَكَوَلَا فَضَّلُ اللَّهُ عَلَيْكَ وَرَحْمَتُهُ لَهَيَّتْ طَآئِفَةً مِّنْهُمْ أَنْ يُضِلُّوكَ وَمَا يُضِلُّونَ إِلَّا أَنفُسَهُمْ وَمَا يَضُرُّوكَ مِنْ شَيْءٍ ۗ وَأَنْزَلَ اللَّهُ عَلَيْكَ الْكِتَابَ وَالْحِكْمَةَ

75. ಅರ್ಥಾತ್- ಅವರು ತಪ್ಪು ವಿವರ ಮತ್ತು ಸಾಕ್ಷಾಧಾರಗಳನ್ನು ನೀಡಿ ನಿಮ್ಮನ್ನು ಅಪಗ್ರಹಿಕೆಗೆ ಒಳಗಾಗುವಂತೆ ಮಾಡುವಲ್ಲಿ ಯಶಸ್ವಿಯಾದರೆ ಮತ್ತು ನ್ಯಾಯಕ್ಕೆ ವಿರುದ್ಧವಾಗಿ ತಮ್ಮ ಪರವಾಗಿ ತೀರ್ಮಾನವನ್ನು ಪಡೆದರೆ ನಷ್ಟಕ್ಕೊಳಗಾಗುವವರು ಅವರೇ. ಅದರಿಂದ ನಿಮಗೇನೂ ಕೇಡುಂಟಾಗುವುದಿಲ್ಲ. ಏಕೆಂದರೆ ದೇವನ ದೃಷ್ಟಿಯಲ್ಲಿ ಅವರೇ ಅಪರಾಧಿಯಾಗುತ್ತಾರೆ ವಿನಾ ನೀವಲ್ಲ. ನ್ಯಾಯ

ಅಲ್ಲಾಹನು ನಿಮಗೆ ಗ್ರಂಥ ಹಾಗೂ ಯುಕ್ತಿಯನ್ನು ಅವತೀರ್ಣ ಗೊಳಿಸಿರುತ್ತಾನೆ ಮತ್ತು ನಿಮಗೆ ತಿಳಿಯದಿದ್ದುದನ್ನು ಕಲಿಸಿರುತ್ತಾನೆ. ಅಲ್ಲಾಹನ ಅನುಗ್ರಹ ನಿಮ್ಮ ಮೇಲೆ ಧಾರಾಳವಿದೆ.

وَعَلَّمَكَ مَا لَمْ تَكُن تَعْلَمُ وَكَانَ فَضْلُ اللَّهِ عَلَيْكَ عَظِيمًا ﴿١٧﴾

114. ಜನರಾಡುವ ಹೆಚ್ಚಿನ ಗುಪ್ತ ಮಾತುಕತೆಗಳಲ್ಲಿ ಯಾವ ಹಿತವೂ ಇರುವುದಿಲ್ಲ. ಯಾರಾದರೂ ರಹಸ್ಯ ದಾನ ಧರ್ಮಗಳ ಬೋಧನೆ ನೀಡಿದರೆ ಅಥವಾ ಯಾವುದಾದರೂ ಸತ್ಕಾರ್ಯಕ್ಕೆ ಅಥವಾ ಜನರೊಳಗೆ ಪರಸ್ಪರ ವ್ಯವಹಾರಗಳನ್ನು ಸರಿಪಡಿಸಲಿಕ್ಕಾಗಿ ಪ್ರೇರೇಪಣೆ ನೀಡಿದರೆ ಇದರಲ್ಲಿ ಹಿತವಿದೆ. ಯಾವನಾದರೂ ಅಲ್ಲಾಹನ ಸಂಪ್ರೀತಿಯ ಪ್ರಾಪ್ತಿಗಾಗಿ ಹೀಗೆ ಮಾಡಿದರೆ ಅವನಿಗೆ ನಾವು ಹಿಂದಾದ ಪ್ರತಿಫಲ ನೀಡುವೆವು.

لَا حَیْرَ فِی کَثِیْرٍ مِّنْ نَّجْوَاهُمْ إِلَّا مَنْ أَمَرَ بِصَدَقَةٍ أَوْ مَعْرُوفٍ أَوْ إِصْلَاحٍ بَيْنَ النَّاسِ وَمَنْ يَفْعَلْ ذَلِكَ ابْتِغَاءَ مَرْضَاتِ اللَّهِ فَسَوْفَ نُؤْتِيهِ أَجْرًا عَظِيمًا ﴿١٤﴾

115. ಆದರೆ ಸನ್ಮಾರ್ಗವು ವ್ಯಕ್ತವಾದ ಬಳಿಕವೂ ಸಂದೇಶವಾಹಕರ ವಿರುದ್ಧ ಟೀಕೆ ಕಟ್ಟಿಕೊಂಡವನನ್ನೂ ಸತ್ಯವಿಶ್ವಾಸಿಗಳ ಮಾರ್ಗದ ಹೊರತು ಅನ್ಯ ಮಾರ್ಗಗಳಲ್ಲಿ ನಡೆಯುವವನನ್ನೂ ಅವನು ತಾನಾಗಿ ತಿರುಗಿಕೊಂಡ ಕಡೆಗೇ ನಾವು ತಿರುಗಿಸಿ ಬಿಡುವೆವು ಮತ್ತು ಅವನನ್ನು ಅತ್ಯಂತ ನಿಕೃಷ್ಟ ಸ್ಥಾನವಾಗಿರುವ ನರಕಕ್ಕೆ ತಳ್ಳಿಬಿಡುವೆವು.

وَمَنْ يُشَاقِقِ الرَّسُولَ مِنْ بَعْدِ مَا تَبَيَّنَ لَهُ الْهُدَىٰ وَيَتَّبِعْ غَيْرَ سَبِيلِ الْمُؤْمِنِينَ نُوَلِّهِ مَا تَوَلَّىٰ وَنُصَلِّهِمْ جَهَنَّمَ وَسَاءَتْ مَصِيرًا ﴿١٥﴾

116. ಅಲ್ಲಾಹನು ತನ್ನೊಂದಿಗೆ ಇತರರನ್ನು ಭಾಗೀದಾರರನ್ನಾಗಿ ಮಾಡುವುದನ್ನು ಮಾತ್ರ ಎಂದೆಂದಿಗೂ ಕ್ಷಮಿಸುವುದಿಲ್ಲ. ಅದರ ಹೊರತು ಅವನು ಕ್ಷಮಿಸಲಿಚ್ಛಿಸುವ ಇತರ ಎಲ್ಲವನ್ನೂ ಕ್ಷಮಿಸುವನು. ಅಲ್ಲಾಹನೊಂದಿಗೆ ಯಾರನ್ನಾದರೂ ಭಾಗೀದಾರರನ್ನಾಗಿ ಮಾಡಿದವನು ಪಥಭ್ರಷ್ಟತೆಯಲ್ಲಿ ಬಹುದೂರ ಸಾಗಿಬಿಟ್ಟನು.

إِنَّ اللَّهَ لَا يَغْفِرُ أَنْ يُشْرَكَ بِهِ وَيَغْفِرُ مَا دُونَ ذَلِكَ لِمَنْ يَشَاءُ وَمَنْ يُشْرِكْ بِاللَّهِ فَقَدْ ضَلَّ ضَلَالًا بَعِيدًا ﴿١٦﴾

117. ಅವರು ಅಲ್ಲಾಹನನ್ನು ಬಿಟ್ಟು ದೇವಿಗಳನ್ನು ಆರಾಧ್ಯರನ್ನಾಗಿ ಮಾಡುತ್ತಾರೆ. ಅವರು ಅಲ್ಲಾಹನು ಶಪಿಸಿರುವ ಆ ಬಂಡುಕೋರ ಶೈತಾನನನ್ನು ಆರಾಧ್ಯನನ್ನಾಗಿ ಮಾಡುತ್ತಾರೆ-76

إِنْ يَدْعُونَ مِنْ دُونِ الْإِلَهِ إِنَّمَا هِيَ إِدْعَاؤُهُمْ سِوَىٰ عِبَادَةِ اللَّهِ إِنَّ أَعْيُنَ النَّاسِ عَلَىٰ اللَّهِ بَصِيرَةٌ ﴿٧٦﴾

ತೀರ್ಮಾನ ಮಾಡುವವರನ್ನು ವಂಚಿಸಿ ತನ್ನ ಪರವಾಗಿ ತೀರ್ಪನ್ನು ಪಡೆಯುವವನು ಈ ಯುಕ್ತಿಗಳಿಂದಾಗಿ ಸತ್ಯ ತನ್ನ ಕಡೆಗಾಯಿತು ಎಂಬ ಭ್ರಮೆಗೆ ಒಳಗಾಗುತ್ತಾನೆ. ವಾಸ್ತವದಲ್ಲಿ ಅಲ್ಲಾಹನ ದೃಷ್ಟಿಯಲ್ಲಿ ಸತ್ಯ ಅದರ ನಿಜವಾದ ಹಕ್ಕುದಾರರಿಗೇ ಸಲ್ಲುತ್ತದೆ. ನ್ಯಾಯಾಧೀಶನ ತಪ್ಪುತಿಳುವಳಿಕೆಯಿಂದಾಗಿ ನೀಡಲ್ಪಡುವ ಯಾವುದೇ ತೀರ್ಪು ಸತ್ಯವನ್ನು ಯಾವ ರೀತಿಯಲ್ಲೂ ಬಾಧಿಸುವುದಿಲ್ಲ.

76. ಶೈತಾನನ ಮುಂದೆ ಯಾರೂ ಅರ್ಚನಾ ವಿಧಿಗಳನ್ನು ನಡೆಸುವುದಿಲ್ಲ. ಅದಕ್ಕೆ ದೇವತ್ವದ ಪಟ್ಟವನ್ನು ನೀಡುವುದಿಲ್ಲ. ಈ ಅರ್ಥದಲ್ಲಿ ಯಾರೂ ಶೈತಾನನ್ನು ಆರಾಧ್ಯನಾಗಿ ಮಾಡುವುದಿಲ್ಲ. ಶೈತಾನನ್ನು ಆರಾಧ್ಯನಾಗಿ ಮಾಡುವುದೆಂದರೆ ತನ್ನ ಮನಸ್ಸನ್ನು ಶೈತಾನನ ಅಂಕಿತಕ್ಕೆ ಕೊಟ್ಟು ಬಿಡುವುದಾಗಿದೆ. ಶೈತಾನನೇ ತನ್ನ ಪ್ರಭು ಮತ್ತು ತಾನು ಅವನ ದಾಸನೇನೋ ಎಂಬಂತೆ ಅವನು ಹೋದಡೆಯಲ್ಲೆಲ್ಲಾ ಅವನನ್ನು ಹಿಂಬಾಲಿಸುವುದಾಗಿದೆ. ನಿಶ್ಚಯವಾದ ಅನುಸರಣೆ ಮತ್ತು ಅಂಧಾನುಕರಣೆಯೂ, 'ಇಬಾದತ್' ಆಗಿದೆ ಎಂದು ಇದರಿಂದ

118. ಅವನು ಅಲ್ಲಾಹನೊಡನೆ, "ನಾನು ನಿನ್ನ ದಾಸರ ಪೈಕಿ ಒಂದು ನಿಶ್ಚಿತ ಪಾಲನ್ನು ಪಡೆದೇ ತೀರುವೆನು."⁷⁷

لَعَنَهُ اللَّهُ وَقَالَ لَأَتَّخِذَنَّ مِنْ عِبَادِكَ
نَصِيبًا مَفْرُوضًا ﴿٧٧﴾

119. ನಾನು ಅವರನ್ನು ಪಥಭ್ರಷ್ಟಗೊಳಿಸುವೆನು. ನಾನು ಅವರನ್ನು ಆಶೆ, ಆಕಾಂಕ್ಷೆಗಳಲ್ಲಿ ಸಿಲುಕಿಸಿಬಿಡುವೆನು. ನಾನು ಅವರಿಗೆ ಅಪ್ಪಣೆ ಕೊಡುವೆನು. ಆಗ ಅವರು ನನ್ನ ಅಪ್ಪಣೆಯಂತೆ ಪ್ರಾಣಿಗಳ ಕಿವಿಗಳನ್ನು ಹರಿಯುವರು.⁷⁸ ನಾನು ಅಪ್ಪಣೆ ಕೊಡುವೆನು. ಆಗ ಅವರು ನನ್ನ ಅಪ್ಪಣೆಯಂತೆ ಅಲ್ಲಾಹನ ಸೃಷ್ಟಿಯಲ್ಲಿ ವಿಕೃತಿಯನ್ನುಂಟು ಮಾಡುವರು"⁷⁹ ಎಂದು ಹೇಳಿದ್ದನು. (ಅವರು ಆ ಶೈತಾನನ ಅನುಸರಣೆ ಮಾಡುತ್ತಿದ್ದಾರೆ.) ಅಲ್ಲಾಹನ ಬದಲಿಗೆ ಶೈತಾನನನ್ನು ತನ್ನ ರಕ್ಷಕ ಮಿತ್ರನನ್ನಾಗಿ ಮಾಡಿಕೊಂಡಾತನು ವ್ಯಕ್ತವಾದ ನಷ್ಟಕ್ಕೆ ಗುರಿಯಾದನು.

وَلَأُضِلَّهُمْ وَلَا مَبِيتٍ لَهُمْ وَلَا مَرْتَبَهُمْ
فَلْيُبَيِّنَنَّ أَذَانَ الْأَنْعَامِ وَلَا مَرَكَمَ فَلْيَعْبُدِينَ
خَلْقَ اللَّهِ وَمَنْ يَتَّخِذِ الشَّيْطَانَ وَلِيًّا مِنْ
دُونِ اللَّهِ فَقَدْ خَسِرَ خُسْرًا نَارًا مُّبِينًا ﴿٧٨﴾

120. ಅವನು ಇವರಿಗೆ ವಾಗ್ದಾನ ಮಾಡುತ್ತಾನೆ ಮತ್ತು ಇವರಿಗೆ ಭರವಸೆ ಕೊಡುತ್ತಾನೆ. ಆದರೆ ಶೈತಾನನ ಎಲ್ಲ ವಾಗ್ದಾನಗಳು ವಂಚನೆಯ ವಿನಾ ಇನ್ನೇನೂ ಅಲ್ಲ.

يَعِدُهُمْ وَيُبَيِّنُ لَهُمْ ط وَ مَا يَعِدُهُمْ
الشَّيْطَانُ إِلَّا غُرُورًا ﴿٧٩﴾

121. ಇವರ ವಾಸಸ್ಥಾನವು ನರಕವಾಗಿದ್ದು ಅದರಿಂದ ರಕ್ಷಣೆ ಹೊಂದುವ ಯಾವ ವಿಧಾನವನ್ನೂ ಇವರು ಕಾಣಲಾರರು.

أُولَئِكَ مَا لَهُمْ جَهَنَّمُ وَلَا يَجِدُونَ
عَنْهَا مَخْرَجًا ﴿٨٠﴾

122. ಸತ್ಯವಿಶ್ವಾಸವನ್ನಿರಿಸಿಕೊಂಡು ಸತ್ಕರ್ಮಗಳನ್ನು ಕೈಗೊಂಡವರಿಗೆ ನಾವು ತಳಭಾಗದಲ್ಲಿ ನದಿಗಳು ಹರಿಯುವಂತಹ ಸ್ವರ್ಗೋದ್ಯಾನಗಳಲ್ಲಿ ಪ್ರವೇಶ ಕೊಡುವೆವು. ಅವರು ಅಲ್ಲಿ ಸದಾಕಾಲ ವಾಸಿಸುವರು. ಇದು ಅಲ್ಲಾಹನ ದಿಟವಾದ ವಾಗ್ದಾನ. ಅಲ್ಲಾಹನಿಗಿಂತ ಅಧಿಕ ಸತ್ಯವಂತನು ಇನ್ನಾರಿದ್ದಾನೆ.

وَالَّذِينَ آمَنُوا وَعَمِلُوا الصَّالِحَاتِ سَنُدْخِلُهُمْ
جَنَّاتٍ تَجْرِي مِنْ تَحْتِهَا الْأَنْهَارُ خَالِدِينَ
فِيهَا أَبَدًا ط وَعَدَّ اللَّهُ حَقًّا ط وَمَنْ أَصْدَقُ
مِنَ اللَّهِ قِيلًا ﴿٨١﴾

ಅರ್ಥವಾಗುತ್ತದೆ. ಈ ರೀತಿಯ ಅನುಸರಣೆ ಮಾಡುವವನು ವಾಸ್ತವದಲ್ಲಿ ಅಲ್ಲಾಹನನ್ನು ಬಿಟ್ಟು ಯಾರನ್ನು ಅನುಸರಿಸುತ್ತಿದ್ದಾನೋ ಅವನನ್ನೇ ಆರಾಧಿಸುತ್ತಿದ್ದಾನೆ.

77. ಅರ್ಥಾತ್- ಅವರ ಸಮಯ, ಪ್ರಯತ್ನ, ದುಡಿಮೆ, ಶಕ್ತಿ-ಸಾಮರ್ಥ್ಯ, ಸಂಪತ್ತು ಮತ್ತು ಸಂತಾನಗಳೆಲ್ಲದರಲ್ಲೂ ತಾನು ಪಾಲುದಾರ ನಾಗುವೆನು. ಅವರನ್ನು ವಂಚಿಸಿ ಎಲ್ಲದರ ಒಂದು ಗಣನೀಯ ಅಂಶವನ್ನು ನನ್ನ ಮಾರ್ಗದಲ್ಲಿ ವಿನಿಯೋಗಿಸುವಂತೆ ಮಾಡುವೆನು.

78. ಇದು ಅರೇಬಿಯಾದ ಜನರಲ್ಲಿದ್ದ ಮೂಢನಂಬಿಕೆಗಳ ಪೈಕಿ ಒಂದರ ಕಡೆಗಿರುವ ಸೂಚನೆ. ಹೆಣ್ಣು ಒಂಟಿಯು ಐದು ಅಥವಾ ಹತ್ತು ಬಾರಿ ಮರಿಹಾಕಿದ ನಂತರ ಅವರು ಅದರ ಕಿವಿ ಕತ್ತರಿಸಿ ತಮ್ಮ ದೇವತೆಯ ಹೆಸರಲ್ಲಿ ಅದನ್ನು ಬಿಟ್ಟು ಬಿಡುತ್ತಿದ್ದರು. ಅಂತಹ ಒಂಟಿಯನ್ನು ಸ್ವಂತಕ್ಕೆ ಉಪಯೋಗಿಸುವುದು ಪಾಪಕೃತ್ಯವೆಂದು ಭಾವಿಸುತ್ತಿದ್ದರು. ಹಾಗೆಯೇ ಹತ್ತು ಒಂಟಿಯ ಮರಿಯ ಜನನಕ್ಕೆ ಕಾರಣವಾದ ಗಂಡು ಒಂಟಿಯನ್ನೂ ದೇವತೆಯ ಹೆಸರಲ್ಲಿ ಬಿಟ್ಟು ಬಿಡುತ್ತಿದ್ದರು. ಕಿವಿ ಕತ್ತರಿಸುವುದು ಅದು ಹೆಸರಿಗೆ ಬಿಟ್ಟು ಪ್ರಾಣಿಯೆಂದು ಸೂಚಿಸುವಂತಹ ಒಂದು ಚಿಹ್ನೆಯಾಗಿತ್ತು.

79. ಅಲ್ಲಾಹನ ಸೃಷ್ಟಿಯಲ್ಲಿ ವಿಕೃತಿಯನ್ನುಂಟುಮಾಡುವುದೆಂದರೆ ಹುಟ್ಟು ಆಕಾರವನ್ನು ಬದಲಿಸುವುದೆಂದು ಅರ್ಥವಲ್ಲ. ಅಲ್ಲಾಹನು ಒಂದು ವಸ್ತುವನ್ನು ಯಾವುದಕ್ಕಾಗಿ ಸೃಷ್ಟಿಸಿದ್ದಾನೋ ಅದಕ್ಕಾಗಿ ಅದನ್ನು ಉಪಯೋಗಿಸದಿರುವ ಮತ್ತು ಯಾವುದಕ್ಕಾಗಿ ಅದನ್ನು ಸೃಷ್ಟಿಸಿಲ್ಲವೋ

123. ಕರ್ಮಗಳ ಪರಿಣಾಮವು ನಿಮ್ಮ ಆಶೋತ್ತರಗಳನ್ನಾಗಲಿ, ಗ್ರಂಥದ ವರ ಆಶೋತ್ತರಗಳನ್ನಾಗಲಿ ಹೊಂದಿಕೊಂಡಿರುವುದಿಲ್ಲ- ಕೇಡು ಯಾರು ಮಾಡಿದರೂ ಅದರ ಫಲವನ್ನು ಅವನು ಪಡೆದೇ ತೀರುವನು ಮತ್ತು ಅವನು ಅಲ್ಲಾಹನ ಎದುರು ಯಾರನ್ನೂ ತನ್ನ ರಕ್ಷಕ ಮಿತ್ರನನ್ನಾಗಿಯೂ ಸಹಾಯಕನನ್ನಾಗಿಯೂ ಹೊಂದಲಾರನು.

124. ಪುರುಷನಿರಲಿ ಅಥವಾ ಸ್ತ್ರೀ ಇರಲಿ ಸತ್ಕರ್ಮ ಮಾಡುವವರು ಸತ್ಯವಿಶ್ವಾಸಿಗಳಾಗಿದ್ದರೆ ಇಂತಹವರೇ ಸ್ವರ್ಗದಲ್ಲಿ ಪ್ರವೇಶ ಪಡೆಯುವರು. ಕಿಂಚಿತ್ತೂ ಇವರ ಹಕ್ಕು ಚ್ಯುತಿಯಾಗಲಾರದು.

125. ಅಲ್ಲಾಹನಿಗೆ ಶರಣುಹೋಗಿ ಸುನೀತನಾಗಿ ಏಕನಿಷ್ಠೆಯಿಂದ ಇಬ್‌ರಾಹೀಮರ - ಅಲ್ಲಾಹನು ತನ್ನ ಮಿತ್ರನಾಗಿಸಿಕೊಂಡ ಆ ಇಬ್‌ರಾಹೀಮರ- ಸಂಪ್ರದಾಯವನ್ನನುಸರಿಸುವವನಿಗಿಂತ ಉತ್ತಮವಾದ ಜೀವನ ಪದ್ಧತಿ ಇನ್ನಾರದ್ದಾಗಿರಲು ಸಾಧ್ಯ?

126. ಭೂಮಿ-ಆಕಾಶಗಳೆಲ್ಲವೂ ಅಲ್ಲಾಹನದು. ಅಲ್ಲಾಹನು ಸಮಸ್ತ ವಸ್ತುಗಳನ್ನು ಆವರಿಸಿಕೊಂಡಿದ್ದಾನೆ.

127. ಜನರು ನಿಮ್ಮೊಡನೆ ಸ್ತ್ರೀಯರ ವಿಷಯದಲ್ಲಿ 'ಫತ್ವಾ' (ಧರ್ಮವಿಧಿ) ಕೇಳುತ್ತಾರೆ.⁸⁰ ಹೇಳಿರಿ:- "ಅಲ್ಲಾಹನು ನಿಮಗೆ ಅವರ ವಿಷಯದಲ್ಲಿ 'ಧರ್ಮವಿಧಿ' ನೀಡುತ್ತಾನೆ ಮತ್ತು ಜೊತೆಗೇ ನಿಮಗೆ ಈ ಗ್ರಂಥದಲ್ಲಿ ಮುಂಚಿನಿಂದಲೇ ತಿಳಿಸಿರುವ ಆಜ್ಞೆಗಳನ್ನೂ ನೆನಪಿಗೆ ತಂದುಕೊಡುತ್ತಾನೆ. ಅರ್ಥಾತ್ - ನೀವು ನಿಶ್ಚಿತ ಹಕ್ಕನ್ನು ಸಲ್ಲಿಸದ ಹಾಗೂ ನೀವು ವಿವಾಹ ಮಾಡಿಕೊಳ್ಳಲು ಹಿಂಜರಿಯುವ (ಅಥವಾ ಅತಿಯಾಸೆಯಿಂದ ನೀವು ಸ್ವತಃ ಅವರೊಂದಿಗೆ ವಿವಾಹ ಮಾಡಲು ಬಯಸುವ)⁸¹ ಅನಾಥ ಹೆಣ್ಣುಕೃಳ ಬಗೆಗಿರುವ

لَيْسَ بِأَمَانِيكُمْ وَلَا أَمَانِي أَهْلِ الْكِتَابِ
مَنْ يَعْمَلْ سُوءًا يُجْزِي بِهِ وَلَا يَجِدْ لَهُ
مِنْ دُونِ اللَّهِ وَلِيًّا وَلَا نَصِيرًا ﴿٣٠﴾

وَمَنْ يَعْمَلْ مِنَ الصَّالِحَاتِ مِنْ ذَكَرٍ أَوْ
أُنْثَىٰ وَهُوَ مُؤْمِنٌ فَأُولَٰئِكَ يَدْخُلُونَ
الْجَنَّةَ وَلَا يظَلَمُونَ نَفِيرًا ﴿٣١﴾

وَمَنْ أَحْسَنُ دِينًا مِمَّنْ أَسْلَمَ وَجْهَهُ
لِلَّهِ وَهُوَ مُحْسِنٌ وَاتَّبَعَ مِلَّةَ إِبْرَاهِيمَ
حَنِيفًا ۗ وَاتَّخَذَ اللَّهُ إِبْرَاهِيمَ خَلِيلًا ﴿٣٢﴾

وَاللَّهُ مَا فِي السَّمٰوٰتِ وَمَا فِي الْاَرْضِ
وَكَانَ اللَّهُ بِكُلِّ شَيْءٍ مُّحِيطًا ﴿٣٣﴾

وَيَسْتَفْتُونَكَ فِي النِّسَاءِ ۗ قُلِ اللَّهُ يُفْتِنِكُمْ
فِيهِنَّ ۗ وَمَا يُتْلَىٰ عَلَيْكُمْ فِي الْكِتَابِ فِي
يَتْمَى النِّسَاءِ الَّتِي لَا تُوْتُوْنَهُنَّ مَا كَتَبَ
لَهُنَّ وَتَرْتَبُونَ أَنْ تَنْكِحُوْنَهُنَّ وَالسَّتْضَعِيفِينَ
مِنَ الْوَالِدَيْنِ ۗ وَأَنْ تَقُوْمُوا لِلْيَتْمَىٰ بِالْقِسْطِ ۗ

ಅದಕ್ಕಾಗಿ ಅದನ್ನು ಉಪಯೋಗಿಸುವ ಕ್ರಿಯೆಯನ್ನು ಇಲ್ಲಿ ಷೈತಾನಿಕ ಕೃತ್ಯವನ್ನೆಲಾಗಿದೆ. ವಸ್ತುವಿನ ಪ್ರಕೃತಿಗೆ ವಿರುದ್ಧವಾದ ಎಲ್ಲಾ ಕೆಲಸಗಳು ಮತ್ತು ಪ್ರಕೃತಿಯ ಬೇಡಿಕೆಯಿಂದ ಮುಕ್ತವಾಗಲು ಅಳವಡಿಸಲಾಗುವ ಎಲ್ಲಾ ವಿಧಾನಗಳು ಈ ಸೂಕ್ತದ ಪ್ರಕಾರ ಷೈತಾನಿಕ ಪ್ರೇರಣೆಯ ಪರಿಣಾಮವಾಗಿವೆ. ಉದಾಹರಣೆಗೆ ಸಲಿಂಗರತಿ, ಗರ್ಭಪಾತ, ಸನ್ಯಾಸ, ಬ್ರಹ್ಮಚರ್ಯೆ, ಸ್ತ್ರೀ ಪುರುಷರನ್ನು ಬಂಜೆಯರಾಗಿ ಮಾಡುವುದು, ಪುರುಷರನ್ನು ಶಿಖಂಡಿಯಾಗಿ ಮಾಡುವುದು. ಮಹಿಳೆಯರನ್ನು ಅವರ ನಿಸರ್ಗದತ್ತ ಕರ್ತವ್ಯಗಳಿಂದ ವಿಮುಖಗೊಳಿಸುವುದು, ಪುರುಷರ ಪಾಲಿಗಿರುವ ನಾಗರಿಕತೆಯ ರಂಗಗಳಲ್ಲಿ ಅವರನ್ನು ಎಳೆತರುವುದು ಇತ್ಯಾದಿ.

80. ಜನರು ಯಾವ ವಿಷಯದಲ್ಲಿ ಧರ್ಮ ವಿಧಿ ಕೇಳುತ್ತಿದ್ದಾರೆಂದು ಸೃಷ್ಟಿಕರಿಸಲಾಗಿಲ್ಲ. ಆದರೆ 128ರಿಂದ 130ರ ತನಕದ ಸೂಕ್ತಗಳಲ್ಲಿ ಪ್ರಸ್ತಾಪಿಸಲಾಗಿರುವ ಧರ್ಮವಿಧಿಯನ್ನು ಗಮನಿಸಿದರೆ ಪ್ರಶ್ನೆಯ ಇಂಗಿತ ಅರ್ಥವಾಗುತ್ತದೆ.

81. 'ತರ್‌ಗಬೂನ ಅನ್ ತಂಕಿಹೂಹುನ್ನ' ಎಂದರೆ 'ನೀವು ಅವರನ್ನು ವಿವಾಹವಾಗುವ ಆಸಕ್ತಿಯನ್ನು ಹೊಂದಿರುವಿರಿ' ಎಂದೂ ಆಗಬಹುದು. ಇಲ್ಲವೇ 'ನೀವು ಅವರನ್ನು ವಿವಾಹವಾಗಲಿಚ್ಛಿಸುವುದಿಲ್ಲ' ಎಂದೂ ಆಗಬಹುದು.

ಆಚ್ಚೆಗಳನ್ನು ಮತ್ತು ದುರ್ಬಲ ಮಕ್ಕಳ ಬಗೆಗಿರುವ ಆಚ್ಚೆಗಳನ್ನು (ನೆನಪಿಗೆ ತಂದುಕೊಡಲಾಗುತ್ತದೆ.) ಅನಾಥರೊಂದಿಗೆ ನ್ಯಾಯ ದಿಂದ ವರ್ತಿಸಬೇಕೆಂದು ಅಲ್ಲಾಹನು ನಿಮಗೆ ಬೋಧಿಸುತ್ತಾನೆ. ನೀವು ಮಾಡುವ ಒಳಿತುಗಳು ಅಲ್ಲಾಹನ ತಿಳುವಳಿಕೆಗೆ ಬಾರದಿರ ಲಾರವು."

وَمَا تَعْلَمُونَ مِنْ خَيْرٍ فَإِنَّ اللَّهَ كَانَ بِهِ عَلِيمًا ﴿٨٣﴾

128. ಓರ್ವ ಸ್ತ್ರೀಗೆ⁸² ತನ್ನ ಪತಿಯಿಂದ ದುರ್ವರ್ತನೆ ಅಥವಾ ನಿರ್ಲಕ್ಷ್ಯದ ಭಯವಿದ್ದರೆ, ಪತಿ ಮತ್ತು ಪತ್ನಿ (ಕೆಲವು ಹಕ್ಕು ಬಾಧ್ಯತೆಗಳ ತಾರತಮ್ಯಗಳೊಂದಿಗೆ) ಪರಸ್ಪರ ಸಂಧಾನ ಮಾಡಿಕೊಳ್ಳುವುದರಲ್ಲಿ ದೋಷವಿಲ್ಲ. ಹೇಗಿದ್ದರೂ ಸಂಧಾನವೇ ಅತ್ಯುತ್ತಮ.⁸³ ಹೃದಯಗಳು ಸಂಕುಚಿತ ಭಾವದ ಕಡೆಗೆ ಬೇಗನೆ ವಾಲುತ್ತವೆ. ಆದರೆ ನೀವು ಸೌಜನ್ಯ ಹಾಗೂ ದೇವಭಯದೊಂದಿಗೆ ವರ್ತಿಸಿದರೆ, ಅಲ್ಲಾಹನು ನಿಮ್ಮ ಈ ವರ್ತನೆಯ ಬಗ್ಗೆ ಬೋಧರಹಿತನಾಗಿರಲಾರನೆಂಬುದನ್ನು ಖಾತ್ರಿಯಾಗಿ ತಿಳಿದುಕೊಳ್ಳಿರಿ.

وَإِنْ امْرَأَةٌ خَافَتْ مِنْ بَعْلِهَا نُشُورًا أَوْ إِعْرَاضًا فَلَا جُنَاحَ عَلَيْهِمَا أَنْ يُصْلِحَا بَيْنَهُمَا صُلْحًا وَالصُّلْحُ خَيْرٌ وَأُخْفِتِ الْأَنْفُسُ الشُّحَّ وَإِنْ تُحْسِنُوا وَتَتَّقُوا فَإِنَّ اللَّهَ كَانَ بِمَا تَعْمَلُونَ خَبِيرًا ﴿٨٣﴾

129. ಪತ್ನಿಯರ ನಡುವೆ ಸರ್ವಸಂಪೂರ್ಣ ನ್ಯಾಯ ಪಾಲಿಸಲು ನಿಮ್ಮಿಂದ ಸಾಧ್ಯವಾಗದು. ನೀವು ಇಚ್ಛಿಸಿದರೂ ಅದು ನಿಮ್ಮಿಂದ ಸಾಧ್ಯವಾಗದು. ಆದುದರಿಂದ ಒಬ್ಬ ಪತ್ನಿಯು ಅತ್ತ ಜೋತಾಡಿ ಕೊಂಡಿರುವಂತೆ ಬಿಟ್ಟು ಇನ್ನೊಬ್ಬಳ ಕಡೆಗೇ ವಾಲಿಬಿಡಬೇಡಿರಿ.⁸⁴ (ದೇವ ಶಾಸನೋದ್ದೇಶವನ್ನು ಪೂರೈಸಲು ಇಷ್ಟು ಸಾಕು.) ನೀವು ನಿಮ್ಮ ವರ್ತನೆಯನ್ನು ಸರಿಯಾಗಿಟ್ಟುಕೊಂಡರೆ ಮತ್ತು ಅಲ್ಲಾಹನಿಗೆ ಭಯಪಟ್ಟುಕೊಂಡಿದ್ದರೆ ಅಲ್ಲಾಹನು ಕ್ಷಮಿಸುವವನೂ ಕರುಣಾನಿಧಿಯೂ ಆಗಿರುತ್ತಾನೆ.

وَلَنْ نَسْطِيعُوا أَنْ تَعْدِلُوا بَيْنَ النِّسَاءِ وَلَوْ حَرَصْتُمْ فَلَا تَمِيلُوا كُلَّ الْمَيْلِ فَتَذَرُوهَا كَالْمَلْعَقَةِ وَإِنْ تُصْلِحُوا وَتَتَّقُوا فَإِنَّ اللَّهَ كَانَ غَفُورًا رَحِيمًا ﴿٨٤﴾

82. ಇಲ್ಲಿಂದ ಜನರ ಪ್ರಶ್ನೆಗಳಿಗೆ ಉತ್ತರದ ಸರಣಿ ಆರಂಭವಾಗುತ್ತದೆ. ಒಂದಕ್ಕಿಂತ ಹೆಚ್ಚು ಪತ್ನಿಯಿರುವಾಗ, ಒಬ್ಬಾಕೆಯು ಸ್ತ್ರೀ-ಪುರುಷ ಸಂಪರ್ಕ ಸಾಧ್ಯವಿಲ್ಲದಂತಹ ಸ್ನಾಯುರೋಗಕ್ಕೆ ಗುರಿಯಾಗಿದ್ದರೆ ನ್ಯಾಯಪಾಲಿಸುವ ಆದೇಶವನ್ನು ಕೃತಿಗಳಿಸುವುದು ಹೇಗೆ ಎಂಬುದು ಪ್ರಶ್ನೆ. ಅಂತಹ ಸಂದರ್ಭದಲ್ಲೂ ಇಬ್ಬರೊಡನೆಯೂ ಒಂದೇ ರೀತಿಯ ಸಾಮಾನ್ಯ ಇಟ್ಟುಕೊಳ್ಳಲು ಸಾಧ್ಯವೇ? ಏಕೆ ರೀತಿಯ ಪ್ರೀತಿಯನ್ನು ಹೊಂದಿರಲು ಸಾಧ್ಯವೇ? ದೈಹಿಕ ಸಂಪರ್ಕದಲ್ಲೂ ಸಮಾನತೆ ಪಾಲಿಸಬಹುದೇ? ಒಂದು ವೇಳೆ ಈ ರೀತಿ ನ್ಯಾಯಪಾಲಿಸಲು ಸಾಧ್ಯವಿಲ್ಲವೆಂದಾದರೆ ಎರಡನೆಯ ಪತ್ನಿಯನ್ನು ವಿವಾಹವಾಗಲು ಮೊದಲನೆಯ ಪತ್ನಿಯನ್ನು ಬಿಟ್ಟು ಬಿಡಬೇಕೆ? ಪತ್ನಿ ಸ್ವತಃ ವಿವಾಹ ವಿಚ್ಛೇದನವನ್ನು ಬಯಸದ ಸಂದರ್ಭದಲ್ಲಿ ಸಂಸರ್ಗಕ್ಕೆ ಅಯೋಗ್ಯಳಾಗಿರುವ ಆಕೆ ತನ್ನ ಕೆಲವು ಹಕ್ಕುಗಳಿಂದ ಸ್ವತಃ ಮುಕ್ತಳಾಗಿ ವಿವಾಹ ವಿಚ್ಛೇದನ ಮಾಡದಿರುವಂತೆ ಪತಿಯನ್ನು ಒಲಿಸಿಕೊಳ್ಳಬಹುದೇ? ಹೀಗೆ ಮಾಡುವುದು ನ್ಯಾಯಪಾಲನೆಯ ಶರತ್ತಿಗೆ ವಿರುದ್ಧವಾಗುವುದಿಲ್ಲವೇ? ಎಂಬುದೇ ಆ ಪ್ರಶ್ನೆಗಳು.

83. ಅರ್ಥಾತ್- ವಿವಾಹ ವಿಚ್ಛೇದನ ಮತ್ತು ಪ್ರತ್ಯೇಕತೆಗಿಂತ, ತಾನು ಪ್ರಾಯದ ಒಂದು ಅವಧಿಯನ್ನು ಕಳೆದಿರುವ ಪತಿಯೊಂದಿಗೆ ಸಂಧಾನ ಮಾಡಿಕೊಂಡು ಜತೆಗಿರುವುದೇ ವಾಸಿ.

84. ನ್ಯಾಯಪಾಲನೆಯ ಶರತ್ತಿನೊಂದಿಗೆ ಒಂದೆಡೆ ಪವಿತ್ರ ಕುರ್ಆನ್ ಬಹುಪತ್ನಿತ್ವಕ್ಕೆ ಅನುಮತಿ ನೀಡಿದರೆ ನ್ಯಾಯಪಾಲನೆ ಸಾಧ್ಯವಿಲ್ಲವೆನ್ನುವ ಮೂಲಕ ಈ ಅನುಮತಿಯನ್ನು ಮೊಟಕುಗೊಳಿಸುತ್ತದೆ ಎಂಬ ಅರ್ಥವನ್ನು ಕೆಲವರು ಈ ಸೂಕ್ತಕ್ಕೆ ಕಲ್ಪಿಸುತ್ತಾರೆ. ಆದರೆ ಈ ರೀತಿಯ ಅರ್ಥ ಕಲ್ಪಿಸಲು ಈ ಸೂಕ್ತದಲ್ಲಿ ಸರ್ವಥಾ ಅವಕಾಶವಿಲ್ಲ. "ಪತ್ನಿಯರ ನಡುವೆ ಸರ್ವ ಸಂಪೂರ್ಣ ನ್ಯಾಯಪಾಲಿಸಲು ನಿಮ್ಮಿಂದ ಸಾಧ್ಯವಾಗದು" ಎಂದಷ್ಟೇ ಹೇಳಲಾಗಿದ್ದರೆ ಈ ರೀತಿ ಅರ್ಥೈಸಬಹುದಾಗಿತ್ತು. ಆದರೆ "ಒಂದು ಪತ್ನಿಯ ಕಡೆಗೆ ನೀವು ಸಂಪೂರ್ಣ ವಾಲಿರಿ" ಎಂದು ಹೇಳುವ ಮೂಲಕ ಐರೋಪ್ಯ ಕ್ರೈಸ್ತರ ಅಂಧಾನುಕರಣೆ ಮಾಡುವವರ ಇಂತಹ ವಾದಕ್ಕೆ ಇಲ್ಲಿ ಅವಕಾಶವುಳ್ಳಸಲಾಗಿಲ್ಲ.

130. ಆದರೆ ದಂಪತಿಗಳು ಪರಸ್ಪರ ಬೇರ್ಪಟ್ಟೇ ಬಿಟ್ಟರೆ ಅಲ್ಲಾಹ್ ತನ್ನ ಅಪಾರ ಮಹಿಮೆಯಿಂದ ಒಬ್ಬರನ್ನು ಇನ್ನೊಬ್ಬರಿಂದ ನಿರಪೇಕ್ಷರನ್ನಾಗಿ ಮಾಡಿಬಿಡುವನು. ಅಲ್ಲಾಹನ ಆಶ್ರಯವು ಅತಿ ವಿಶಾಲವಾಗಿದೆ ಮತ್ತು ಅವನು ಮಹಾಧೀಮಂತನೂ ಆಗಿರುತ್ತಾನೆ.

وَأِنْ يَتَفَرَّقَا يُغْنِ اللَّهُ كِلَيْهِمَا مِنْ سَعْيِهِمَا
وَكَانَ اللَّهُ وَاسِعًا حَكِيمًا ﴿١٣٠﴾

131. ಭೂಮಿ-ಆಕಾಶಗಳಲ್ಲಿ ಇರುವುದೆಲ್ಲವೂ ಅಲ್ಲಾಹನ ಸೊತ್ತು. ನಾವು ನಿಮಗಿಂತ ಮುಂಚೆ ಗ್ರಂಥ ನೀಡಿದವರಿಗೆ ಕೊಟ್ಟ ಬೋಧನೆಯೂ ಈಗ ನಿಮಗೆ ಕೊಡುತ್ತಿರುವ ಬೋಧನೆಯೂ ಅಲ್ಲಾಹನನ್ನು ಭಯಪಟ್ಟು ವರ್ತಿಸಿ ಎಂಬುದೇ ಆಗಿರುತ್ತದೆ. ಆದರೆ ನೀವು ನಿರಾಕರಿಸುತ್ತೀರಾದರೆ ನಿರಾಕರಿಸಿರಿ. ಭೂಮ್ಯಾಕಾಶಗಳ ಸಕಲ ವಸ್ತುಗಳ ಒಡೆಯನು ಅಲ್ಲಾಹನೇ ಆಗಿರುತ್ತಾನೆ ಮತ್ತು ಅವನು ನಿರಪೇಕ್ಷನು; ಸ್ವಯಂ ಸ್ತುತೃಹನು.

وَاللَّهُ مَا فِي السَّمَوَاتِ وَمَا فِي الْأَرْضِ
وَلَقَدْ وَصَّيْنَا الَّذِينَ آتَيْنَا الْكِتَابَ مِنْ
قَبْلِكُمْ وَإِيَّاكُمْ أَنْ اتَّقُوا اللَّهَ ط وَإِنْ
تَكْفُرُوا فَإِنَّ لِلَّهِ مَا فِي السَّمَوَاتِ وَمَا
فِي الْأَرْضِ ط وَكَانَ اللَّهُ غَنِيًّا حَمِيدًا ﴿١٣١﴾

132. ಅಹುದು; ಆಕಾಶಗಳಲ್ಲಿರುವ ಮತ್ತು ಭೂಮಿಯಲ್ಲಿರುವ ಸಮಸ್ತ ವಸ್ತುಗಳ ಒಡೆಯ ಅಲ್ಲಾಹನೇ, ಕಾರ್ಯ ನಿರ್ವಹಣೆಗೆ ಅವನೇ ಸಾಕು.

وَاللَّهُ مَا فِي السَّمَوَاتِ وَمَا فِي الْأَرْضِ ط
وَكَفَى بِاللَّهِ وَكِيلًا ﴿١٣٢﴾

133. ಆತನಿಚ್ಚಿಸಿದರೆ ನಿಮ್ಮನ್ನು ಸರಿಸಿ ನಿಮ್ಮ ಸ್ಥಾನದಲ್ಲಿ ಇತರರನ್ನು ತರುವನು. ಅವನು ಇದಕ್ಕೆ ಸಂಪೂರ್ಣ ಸಾಮರ್ಥ್ಯ ಹೊಂದಿರುತ್ತಾನೆ.

إِنْ يَشَاءُ يُدْهِبْكُمْ أَيُّهَا النَّاسُ وَيَأْتِ
بِآخَرِينَ ط وَكَانَ اللَّهُ عَلَى ذَلِكَ قَدِيرًا ﴿١٣٣﴾

134. ಕೇವಲ ಐಹಿಕ ಪ್ರತಿಫಲವನ್ನು ಬಯಸುವವರೂ ಅಲ್ಲಾಹನ ಬಳಿ ಐಹಿಕ ಪ್ರತಿಫಲವೂ ಇದೆ, ಪಾರಲೌಕಿಕ ಪ್ರತಿಫಲವೂ ಇದೆ ಎಂಬುದನ್ನು ತಿಳಿದಿರಬೇಕು. ಅಲ್ಲಾಹನು ಸರ್ವಶ್ರುತನೂ ಸರ್ವವೀಕ್ಷಕನೂ ಆಗಿರುತ್ತಾನೆ.

مَنْ كَانَ يُرِيدُ ثَوَابَ الدُّنْيَا فَعِنْدَ اللَّهِ
ثَوَابُ الدُّنْيَا وَالْآخِرَةِ ط وَكَانَ اللَّهُ
سَمِيعًا بَصِيرًا ﴿١٣٤﴾

135. ಓ ಸತ್ಯವಿಶ್ವಾಸಿಗಳೇ, ನೀವು ನ್ಯಾಯದ ಧ್ವಜವಾಹಕರೂ ಅಲ್ಲಾಹನಿಗಾಗಿ ಸಾಕ್ಷ್ಯವಹಿಸುವವರೂ ಆಗಿರಿ. ನಿಮ್ಮ ನ್ಯಾಯ ಮತ್ತು ಸಾಕ್ಷ್ಯವು ಸ್ವತಃ ನಿಮ್ಮ ಅಥವಾ ನಿಮ್ಮ ಮಾತಾಪಿತರ ಮತ್ತು ನಿಮ್ಮ ಸಂಬಂಧಿಕರ ವಿರುದ್ಧವಾಗಿದ್ದರೂ ಸರಿಯೇ. ಕಕ್ಷಿಯು ಧನಿಕನಿರಲಿ ಅಥವಾ ಬಡವನಿರಲಿ ನಿಮಗಿಂತ ಹೆಚ್ಚಾಗಿ ಅಲ್ಲಾಹನು ಅವರ ಹಿತಚಿಂತಕನಾಗಿರುತ್ತಾನೆ. ಆದುದರಿಂದ

يَا أَيُّهَا الَّذِينَ آمَنُوا كُونُوا قَوَّامِينَ بِالْقِسْطِ
شُهَدَاءَ لِلَّهِ وَلَوْ عَلَىٰ أَنْفُسِكُمْ أَوِ الْوَالِدِينَ
وَالْأَقْرَبِينَ إِنْ يَكُنْ غَنِيًّا أَوْ فَقِيرًا
فَإِنَّ اللَّهَ أَوْلَىٰ بِبِهِمَا فَلا تَتَّبِعُوا الْهَوَىٰ أَنْ
تَعْبُدُوا ط وَإِنْ تَلَوَّا أَوْ تَعْرَضُوا فَإِنَّ اللَّهَ

ನಿಮ್ಮ ಚಿತ್ತಾಸಕ್ತಿಯ ಅನುಸರಣೆಯಲ್ಲಿ ನ್ಯಾಯ ಪರಿಪಾಲನೆಯಿಂದ ಸರಿಯಬೇಡಿರಿ. ನೀವು ಗುಢಾರ್ಥದ ಮಾತುಗಳನ್ನಾಡಿದರೆ ಅಥವಾ ಸತ್ಯದಿಂದ ನುಣುಚಿಕೊಂಡರೆ, ನಿಶ್ಚಯವಾಗಿಯೂ ನೀವು ಮಾಡುತ್ತಿರುವ ಕರ್ಮಗಳ ಅರಿವು ಅಲ್ಲಾಹನಿಗಿದೆ ಯೆಂಬುದು ಚೆನ್ನಾಗಿ ತಿಳಿದಿರಲಿ.

كَانَ بِمَا تَعْمَلُونَ خَبِيرًا ﴿١٣٦﴾

136. ಓ ಸತ್ಯವಿಶ್ವಾಸಿಗಳೇ, ಅಲ್ಲಾಹನ ಮೇಲೆ, ಅವನ ಸಂದೇಶವಾಹಕರ ಮೇಲೆ, ಅವನು ತನ್ನ ಸಂದೇಶವಾಹಕರಿಗೆ ಅವತೀರ್ಣಗೊಳಿಸಿದ ಗ್ರಂಥದ ಮೇಲೆ ಮತ್ತು ಇದಕ್ಕಿಂತ ಮುಂಚೆ ಅವನು ಅವತೀರ್ಣಗೊಳಿಸಿದ್ದ ಪ್ರತಿಯೊಂದು ಗ್ರಂಥದ ಮೇಲೆ ವಿಶ್ವಾಸವಿಡಿರಿ.⁸⁵ ಅಲ್ಲಾಹನನ್ನೂ ಅವನ ದೇವಚರನ್ನೂ ಅವನ ಗ್ರಂಥಗಳನ್ನೂ ಅವನ ಸಂದೇಶವಾಹಕರನ್ನೂ ಅಂತಿಮ ದಿನವನ್ನೂ ನಿರಾಕರಿಸಿದವನು⁸⁶ ಪಥಭ್ರಷ್ಟನಾಗಿ ಅಲೆದಾಡುತ್ತ ಬಹುದೂರ ಹೋಗಿ ಬಿಟ್ಟನು.

يَا أَيُّهَا الَّذِينَ آمَنُوا بِاللَّهِ وَرَسُولِهِ
وَالْكِتَابِ الَّذِي نَزَّلَ عَلَى رَسُولِهِ
وَالْكِتَابِ الَّذِي نَزَّلَ مِنْ قَبْلُ وَمَنْ يَكْفُرْ
بِاللَّهِ وَمَلَائِكَتِهِ وَكُتُبِهِ وَرُسُلِهِ
وَالْيَوْمِ الْآخِرِ فَقَدْ ضَلَّ ضَلَالًا بَعِيدًا ﴿١٣٦﴾

137 ಸತ್ಯವಿಶ್ವಾಸವನ್ನು ಸ್ವೀಕರಿಸಿಕೊಂಡ ಬಳಿಕ, ನಿರಾಕರಿಸಿ, ಪುನಃ ವಿಶ್ವಾಸವಿಟ್ಟು, ಪುನಃ ನಿರಾಕರಿಸಿ, ತಮ್ಮ ನಿರಾಕರಣೆಯಲ್ಲಿ ಮುಂದೆ ಮುಂದೆ ಸಾಗಿದವರನ್ನು ಅಲ್ಲಾಹನು ಎಂದೆಂದಿಗೂ ಕ್ಷಮಿಸಲಾರನು ಮತ್ತು ಅವರಿಗೆ ಸನ್ಮಾರ್ಗದರ್ಶನ ಮಾಡಿಸಲಾರನು.

إِنَّ الَّذِينَ آمَنُوا ثُمَّ كَفَرُوا ثُمَّ آمَنُوا
ثُمَّ كَفَرُوا ثُمَّ آذَوْا كُفْرًا كَانُوا كُنُفًا
لِيَعْلَمَ لَهُمْ وَلَا يَهْدِيَهُمْ سَبِيلًا ﴿١٣٧﴾

138-139. ಸತ್ಯವಿಶ್ವಾಸಿಗಳನ್ನು ಬಿಟ್ಟು ಸತ್ಯನಿಷೇಧಿಗಳನ್ನು ಮಿತ್ರರನ್ನಾಗಿ ಮಾಡಿಕೊಂಡ ಕಪಟವಿಶ್ವಾಸಿಗಳಿಗೆ ವೇದನಾಯುಕ್ತ ಶಿಕ್ಷೆ ಸಿದ್ಧವಿದೆಯೆಂಬ ಸುವಾರ್ತೆಯನ್ನು ಅರುಹಿ ಬಿಡಿರಿ. ಇವರೇನು

بَشِيرِ الْمُنْفِقِينَ بَأَنَّ لَهُمْ عَذَابًا أَلِيمًا ﴿١٣٨﴾
الَّذِينَ يَخُونُونَ أَزْوَاجَهُمْ
وَالَّذِينَ يَخُونُونَ عِدَّةَهُمْ
وَالَّذِينَ يَخُونُونَ عِدَّةَهُمْ
وَالَّذِينَ يَخُونُونَ عِدَّةَهُمْ

85. ವಿಶ್ವಾಸಿಗಳೊಂದಿಗೆ ವಿಶ್ವಾಸವಿಡಿರಿ ಎಂದು ಹೇಳುವುದು ಮೇಲ್ನೋಟಕ್ಕೆ ವಿಚಿತ್ರವೆನಿಸುತ್ತದೆ. ವಾಸ್ತವದಲ್ಲಿ ಇಲ್ಲಿ "ಈಮಾನ್" (ಸತ್ಯವಿಶ್ವಾಸ) ಎಂಬ ಪದ ಎರಡು ವಿಭಿನ್ನ ಅರ್ಥಗಳಲ್ಲಿ ಪ್ರಯೋಗವಾಗಿದೆ. ಸತ್ಯವಿಶ್ವಾಸ ಸ್ವೀಕರಿಸುವುದರ ಒಂದು ಅರ್ಥ ನಿರಾಕರಣೆಯ ಬದಲು ಅನುಸರಣೆಯ ಮಾರ್ಗವನ್ನು ನೆಚ್ಚಿಕೊಳ್ಳುವುದಾಗಿದೆ. ಅವಿಶ್ವಾಸಿಗಳಿಂದ ಪ್ರತ್ಯೇಕಗೊಂಡು ವಿಶ್ವಾಸಿಗಳ ಸಾಲಿಗೆ ಸೇರುವುದಾಗಿದೆ. ಅದರ ಇನ್ನೊಂದು ಅರ್ಥ ಯಾವುದರ ಮೇಲೆ ಅವನು ವಿಶ್ವಾಸವಿರಿಸಿದ್ದಾನೋ ಅದನ್ನು ಮನಃಪೂರ್ವಕವಾಗಿ ಸಂಪೂರ್ಣ ಶ್ರದ್ಧೆ ಮತ್ತು ಪ್ರಾಮಾಣಿಕತೆಗಳೊಂದಿಗೆ ಒಪ್ಪಿಕೊಳ್ಳುವುದಾಗಿದೆ. ಈ ಸೂಕ್ತದ ಅಭಿಪ್ರಾಯೋಧನೆ ಮೊದಲ ಅರ್ಥದಲ್ಲಿ ಬರುವ ಸಮಸ್ತ 'ಸತ್ಯವಿಶ್ವಾಸಿಗಳ' ಕಡೆಗಿದೆ. ಎರಡನೆಯ ಅರ್ಥದಂತೆ ಅವರೆಲ್ಲರೂ ನೈಜ ವಿಶ್ವಾಸಿಗಳಾಗಬೇಕೆಂಬ ಬೇಡಿಕೆಯನ್ನು ಅವರ ಮುಂದಿರಿಸಲಾಗಿದೆ.

86. 'ನಿರಾಕರಣೆಗೂ ಎರಡು ಅರ್ಥಗಳಿವೆ. ಮೊದಲನೆಯದಾಗಿ ವ್ಯಕ್ತಿ ಸ್ಪಷ್ಟವಾಗಿ ನಿರಾಕರಿಸಿ ಬಿಡುವುದು. ಎರಡನೆಯದಾಗಿ ನಾಲಗೆಯಿಂದ ಸಮ್ಮತಿಸಿದರೂ ಮನಃಪೂರ್ವಕ ಸಮ್ಮತಿಸದಿರುವುದು ಅಥವಾ ತನ್ನ ಧೋರಣೆಯ ಮೂಲಕ ತಾನು ಯಾವುದನ್ನು ನಂಬುವ ಬಗ್ಗೆ ವಾದಿಸಿಕೊಳ್ಳುತ್ತಿರುವನೋ ಅದನ್ನು ವಸ್ತುತಃ ನಂಬುತ್ತಿಲ್ಲವೆಂದು ಸಾಬೀತು ಪಡಿಸುವುದು.

ಪ್ರತಿಷ್ಠೆಯನ್ನರಿಸುತ್ತ ಅವರ ಬಳಿಗೆ ಹೋಗುತ್ತಿರುವರೇ? ವಸ್ತುತಃ ಪ್ರತಿಷ್ಠೆಯು ಸರ್ವಸಂಪೂರ್ಣವಾಗಿ ಅಲ್ಲಾಹನಿಗೇ ಆಗಿರುತ್ತದೆ.

فَإِنَّ الْعِزَّةَ لِلَّهِ جَمِيعًا ﴿٤٧﴾

140. "ಅಲ್ಲಾಹನ ವಚನಗಳ ವಿರುದ್ಧ ನಿಷೇಧ ಮಾತುಗಳನ್ನಾಡುತ್ತಿರುವುದನ್ನೂ ಅವು ಅಣಕಿಸಲ್ಪಡುತ್ತಿರುವುದನ್ನೂ ನೀವು ಕೇಳಿದಾಗ, ಅವರು ಬೇರೆ ಮಾತನ್ನಾರಂಭಿಸುವವರೆಗೂ ಅಲ್ಲಿ ಕುಳಿತು ಕೊಳ್ಳಬೇಡಿರಿ. ಅನ್ಯಥಾ ನೀವೂ ಅವರಂತೆಯೇ ಆಗುತ್ತೀರಿ" ಎಂದು ಅಲ್ಲಾಹನು ನಿಮಗೆ ಈ ಗ್ರಂಥದಲ್ಲಿ ಮೊದಲೇ ಅಪ್ಪಣೆ ಕೊಟ್ಟಿದ್ದಾನೆ. ಅಲ್ಲಾಹ್ ಕಪಟ ವಿಶ್ವಾಸಿಗಳನ್ನೂ ಸತ್ಯನಿಷೇಧಿಗಳನ್ನೂ ನರಕದಲ್ಲಿ ಒಟ್ಟುಗೂಡಿಸಿರುವನೆಂಬುದನ್ನು ನಿಸ್ಸಂದೇಹವಾಗಿ ತಿಳಿದುಕೊಳ್ಳಿರಿ.

وَقَدْ نَزَّلَ عَلَيْكُمْ فِي الْكِتَابِ أَنْ إِذَا سَمِعْتُمْ آيَاتَ اللَّهِ يُكْفَرُ بِهَا وَيُسْتَهْزَأُ بِهَا فَلَا تَقْعُدُوا مَعَهُمْ حَتَّىٰ يَخُوضُوا فِي حَدِيثٍ غَيْرِهِمْ ۗ إِنَّكُمْ إِذًا مِثْلَهُمْ ۗ إِنَّ اللَّهَ جَامِعُ الْمُنَافِقِينَ وَالْكَافِرِينَ فِي جَهَنَّمَ جَمِيعًا ﴿٤٨﴾

141. ಈ ಕಪಟವಿಶ್ವಾಸಿಗಳು ನಿಮ್ಮ ವಿಷಯದಲ್ಲಿ (ನಿಮ್ಮ ಸ್ಥಿತಿ ಏನಾಗುತ್ತಿದೆಯೆಂಬುದನ್ನು) ಕಾದು ನೋಡುತ್ತಿರುತ್ತಾರೆ. ಅಲ್ಲಾಹನ ಕಡೆಯಿಂದ ನಿಮಗೆ ವಿಜಯ ಪ್ರಾಪ್ತಿಯಾದರೆ ಇವರು ನಿಮ್ಮ ಬಳಿಗೆ ಬಂದು, "ನಾವೂ ನಿಮ್ಮೊಂದಿಗೆ ಇರಲಿಲ್ಲವೇ?" ಎನ್ನುವರು. ಸತ್ಯನಿಷೇಧಿಗಳಿಗೆ ಮೇಲುಗೈಯಾದರೆ, ಅವರೊಡನೆ, "ನಿಮ್ಮ ವಿರುದ್ಧ ಹೋರಾಡಲು ಶಕ್ತರಿದ್ದೂ ನಾವು ನಿಮ್ಮನ್ನು ಮುಸ್ಲಿಮರಿಂದ ರಕ್ಷಿಸಲಿಲ್ಲವೇ?" ಎನ್ನುವರು. ಆದುದರಿಂದ ನಿಮ್ಮ ಮತ್ತು ಅವರ ಪ್ರಕರಣದ ತೀರ್ಮಾನವನ್ನು ಅಲ್ಲಾಹನು ಪುನರುತ್ಥಾನ ದಿನದಂದು ಮಾಡುವನು. (ಆ ತೀರ್ಮಾನದಲ್ಲಿ) ಅಲ್ಲಾಹನು ಸತ್ಯವಿಶ್ವಾಸಿಗಳಿಗೆದುರಾಗಿ ಸತ್ಯನಿಷೇಧಿಗಳಿಗೆ ವಿಜಯದ ಯಾವ ದಾರಿಯನ್ನೂ ಇರಿಸಿರುವುದೇ ಇಲ್ಲ.

الَّذِينَ يَتَّبِعُونَكُمْ بِكُمْ فَإِنْ كَانَ لَكُمْ فِتْنَةٌ مِنْ اللَّهِ قَالَوْا أَلَمْ نَكُنْ مَعَكُمْ ۗ وَإِنْ كَانَ لِلْكَافِرِينَ نَصِيبٌ ۗ قَالَوْا أَلَمْ نَسْتَحِذْكُمْ عَلَيْهِمْ وَنَمْنَعْكُمْ مِنَ الْمُؤْمِنِينَ ۗ فَاللَّهُ يَحْكُمُ بَيْنَكُمْ يَوْمَ الْقِيَامَةِ ۗ وَكُنْ يَجْعَلِ اللَّهُ لِلْكَافِرِينَ عَلَى الْمُؤْمِنِينَ سَبِيلًا ﴿٤٩﴾

142. ಈ ಕಪಟವಿಶ್ವಾಸಿಗಳು ಅಲ್ಲಾಹನೊಂದಿಗೆ ವಂಚನೆ ಮಾಡುತ್ತಿದ್ದಾರೆ. ವಸ್ತುತಃ ಅಲ್ಲಾಹನೇ ಅವರನ್ನು ವಂಚನೆಯಲ್ಲಿ ಸಿಲುಕಿಸಿ ಬಿಟ್ಟಿರುತ್ತಾನೆ. ಇವರು ನಮಾಝ್ ಮಾಡಲು ಅರೆ ಮನಸ್ಸಿನಿಂದ, ಕೇವಲ ಜನರಿಗೆ ತೋರಿಸಲಿಕ್ಕಾಗಿ ಏಳುತ್ತಾರೆ. ಇವರು ಅಲ್ಲಾಹನನ್ನು ಅತ್ಯಲ್ಪವೇ ಸ್ಮರಿಸುತ್ತಾರೆ.

إِنَّ الْمُنَافِقِينَ يُخَدِعُونَ اللَّهَ وَهُوَ خَادِعُهُمْ ۗ وَإِذَا قَامُوا إِلَى الصَّلَاةِ قَامُوا كَسَالَىٰ ۗ يُرَاءُونَ النَّاسَ وَلَا يَذْكُرُونَ اللَّهَ إِلَّا قَلِيلًا ﴿٥٠﴾

143. ಇವರು ಸತ್ಯನಿಷೇಧ ಮತ್ತು ಸತ್ಯವಿಶ್ವಾಸಿಗಳ ನಡುವೆ ಓಲಾಡುತ್ತಿರುತ್ತಾರೆ. ಸಂಪೂರ್ಣವಾಗಿ ಇತ್ತಲೂ ಇಲ್ಲ; ಸಂಪೂರ್ಣವಾಗಿ ಅತ್ತಲೂ ಇಲ್ಲ. ಅಲ್ಲಾಹನೇ ದಾರಿ ತಪ್ಪಿಸಿದಾತನಿಗೆ ನೀವು ಯಾವ ದಾರಿಯನ್ನೂ ಕಾಣಲಾರಿರಿ.⁸⁷

مُتَدَبِّبِينَ بَيْنَ ذَٰلِكَ ۗ لَا إِلَىٰ هَٰؤُلَاءِ وَلَا إِلَىٰ هَٰؤُلَاءِ ۗ وَمَنْ يُضْلِلِ اللَّهُ فَمَا لَهُ سَبِيلًا ﴿٥١﴾

87. ಅರ್ಥಾತ್- ಯಾರು ಅಲ್ಲಾಹನ ವಾಣಿ ಮತ್ತು ಪ್ರವಾದಿಚರ್ಯೆಯ ಮೂಲಕ ಮಾರ್ಗದರ್ಶನ ಪಡೆಯುವುದಿಲ್ಲವೋ, ಸತ್ಯದಿಂದ

144. ಓ ಸತ್ಯವಿಶ್ವಾಸಿಗಳೇ, ನೀವು ಸತ್ಯವಿಶ್ವಾಸಿಗಳನ್ನು ಬಿಟ್ಟು ಸತ್ಯ ನಿಷೇಧಿಗಳನ್ನು ನಿಮ್ಮ ಆಪ್ತ ಮಿತ್ರರನ್ನಾಗಿ ಮಾಡಿಕೊಳ್ಳಬೇಡಿರಿ. ನೀವು ನಿಮ್ಮ ವಿರುದ್ಧ ಅಲ್ಲಾಹನಿಗೆ ಸುವ್ಯಕ್ತ ಆಧಾರ ಕೊಟ್ಟು ಬಿಡಬೇಕೆಂದಿಚ್ಛಿಸುತ್ತೀರಾ?

يَا أَيُّهَا الَّذِينَ آمَنُوا لَا تَتَّخِذُوا الْكٰفِرِينَ
أَوْلِيَاءَ مِنْ دُونِ الْمُؤْمِنِينَ أَلَمْ تَكُنْ
أَنْ تَجْعَلُوا لِلّٰهِ عَلَيْكُمْ سُلْطٰنًا مُّبِينًا ﴿١٤٤﴾

145. ಕಪಟವಿಶ್ವಾಸಿಗಳು ನರಕದ ಅತ್ಯಂತ ತಳಭಾಗಕ್ಕೆ ಹೋಗುವರೆಂಬುದನ್ನು ಖಾತ್ರಿಯಾಗಿ ತಿಳಿದುಕೊಳ್ಳಿರಿ. ಅವರ ಸಹಾಯಕರಾಗಿ ನೀವು ಯಾರನ್ನೂ ಕಾಣಲಾರಿರಿ.

إِنَّ الْمُنٰفِقِينَ فِي الدَّرٰكِ الْأَسْفَلِ
مِنَ النَّارِ وَكُنْ تَجِدَ لَهُمْ نَصِيرًا ﴿١٤٥﴾

146. ಆದರೆ ಅವರ ಪೈಕಿ ಪಶ್ಚಾತ್ತಾಪ ಪಟ್ಟು ಮರಳಿ ತಮ್ಮ ಕರ್ಮ ವಿಧಾನವನ್ನು ಸರಿಪಡಿಸಿಕೊಂಡು ಅಲ್ಲಾಹನಿಗೆ ನಿಷ್ಠೆ ತೋರಿ ತಮ್ಮ ಧರ್ಮವನ್ನು ಅಲ್ಲಾಹನಿಗೇ ವಿಸ್ತರಿಸಿಕೊಂಡವರು ಸತ್ಯವಿಶ್ವಾಸಿಗಳೊಂದಿಗೆ ಇರುತ್ತಾರೆ. ಅಲ್ಲಾಹನು ಸತ್ಯವಿಶ್ವಾಸಿಗಳಿಗೆ ಅತ್ಯಂತ ಹಿರಿದಾದ ಪ್ರತಿಫಲ ನೀಡಿಯೇ ತೀರುವನು.

إِلَّا الَّذِينَ تَابُوا وَأَصْلَحُوا وَاعْتَصَمُوا
بِاللّٰهِ وَأَخْلَصُوا دِينَهُمْ لِلّٰهِ فَأُولَٰئِكَ مَعَ
الْمُؤْمِنِينَ وَسَوْفَ يُؤْتِي اللّٰهُ الْمُؤْمِنِينَ
أَجْرًا عَظِيمًا ﴿١٤٦﴾

147. ನೀವು ಕೃತಜ್ಞ ದಾಸರಾಗಿದ್ದು ಸತ್ಯವಿಶ್ವಾಸ ಮಾರ್ಗದಲ್ಲಿ ನಡೆಯುತ್ತಿದ್ದರೆ, ಅಲ್ಲಾಹನು ನಿಮ್ಮನ್ನು ದಂಡಿಸುವನೇಕೆ? ಅಲ್ಲಾಹ್ ಮಹಾ ಗುಣಗ್ರಾಹಿಯೂ⁸⁸ ಸರ್ವ ಸ್ಥಿತಿಗತಿಗಳ ಬಗ್ಗೆ ಪೂರ್ಣ ಜ್ಞಾನಿಯೂ ಆಗಿರುತ್ತಾನೆ.

مَا يَفْعَلُ اللّٰهُ بِكُمْ إِنْ شَكَرْتُمْ
وَآمَنْتُمْ وَكَانَ اللّٰهُ شَاكِرًا عَلِيمًا ﴿١٤٧﴾

148. *ಮನುಷ್ಯನು ಅವಾಚ್ಯ ಪದಗಳನ್ನು ಚ್ಚರಿಸುವುದನ್ನು ಅಲ್ಲಾಹನು ಮೆಚ್ಚುವುದಿಲ್ಲ. ಆದರೆ ಮರ್ದಿನತನು ಇದಕ್ಕೆ ಹೊರತಾಗಿದ್ದಾನೆ.⁸⁹ ಅಲ್ಲಾಹ್ ಸರ್ವಶ್ರುತನೂ ಸರ್ವಜ್ಞನೂ ಆಗಿರುತ್ತಾನೆ. (ಮರ್ದಿನತರಾಗಿರುವ ಸ್ಥಿತಿಯಲ್ಲಿ ನಿಮಗೆ ಅವಾಚ್ಯ ಪದಗಳನ್ನು ಚ್ಚರಿಸುವ ಹಕ್ಕಿದೆ.)

لَا يُحِبُّ اللّٰهُ الْجَهْرَ بِالسُّوٓءِ مِنَ الْقَوْلِ
إِلَّا مَنْ ظَلَمَ وَكَانَ اللّٰهُ سَمِيْعًا عَلِيمًا ﴿١٤٨﴾

149. ಆದರೂ ನೀವು ಬಹಿರಂಗವಾಗಿಯೂ ರಹಸ್ಯವಾಗಿಯೂ ಒಳಿತನ್ನೇ ಮಾಡುತ್ತಿದ್ದರೆ ಅಥವಾ ಕನಿಷ್ಠಪಕ್ಷ ಕೆಡುಕನ್ನು ಮನ್ನಿಸಿದರೆ, ನಿಶ್ಚಯವಾಗಿಯೂ ಅಲ್ಲಾಹನು(ತನ್ನ ಗುಣವಿಶೇಷತೆಗನುಸಾರವಾಗಿ) ಕ್ಷಮಾಶೀಲನಾಗಿರುತ್ತಾನೆ (ವಸ್ತುತಃ ಶಿಕ್ಷೆ ಕೊಡಲಿಕ್ಕೂ) ಸರ್ವ ಸಮರ್ಥನಾಗಿರುತ್ತಾನೆ.

إِنْ تَبَدُّوا خَيْرًا أَوْ خِفُّوه أَوْ تَعَفُّوا عَنْ
سُوٓءٍ قَانَ اللّٰهُ كَانَ عَفُوًّا قَدِيرًا ﴿١٤٩﴾

ವಿಮುಖನಾಗಿ ಅಸತ್ಯದ ಕಡೆಗೆ ಒಲವು ತೋರುವುದನ್ನು ಕಂಡು ಯಾರನ್ನು ಅಲ್ಲಾಹನು ಸ್ವತಃ ಆ ಕಡೆಗೆ ತಿರುಗಿಸಿ ಬಿಟ್ಟಿದ್ದಾನೋ, ಯಾರ ಅಜ್ಞಾನಪ್ರಿಯತೆಯನ್ನು ಕಂಡು ಅಲ್ಲಾಹನು ಅವನ ಪಾಲಿಗೆ ಸನ್ಮಾರ್ಗದರ್ಶನದ ಬಾಗಿಲನ್ನು ಮುಚ್ಚಿ ದುರ್ಮಾರ್ಗದ ಬಾಗಿಲನ್ನು ತೆರೆದಿದ್ದಾನೋ ಅಂತಹವರಿಗೆ ಮಾರ್ಗದರ್ಶನ ಮಾಡುವುದು ವಾಸ್ತವದಲ್ಲಿ ಯಾರಿಂದಲೂ ಸಾಧ್ಯವಿಲ್ಲ.

88. ದಾಸನು ಕೃತಜ್ಞತೆ ತೋರುವುದೆಂದರೆ ಉಪಕಾರ ಸ್ಮರಣೆ ಮಾಡುವುದು. ಕೃತಜ್ಞತೆ ದೇವನ ಕಡೆಯಿಂದ ಪ್ರಕಟವಾಗುವುದೆಂದರೆ ದಾಸನ ಕರ್ಮಗಳನ್ನು ಮಾನ್ಯ ಮಾಡುವುದು.

*ಇಲ್ಲಿಂದ 6ನೆಯ ಕಾಂಡ ಆರಂಭ.

89. ಅರ್ಥಾತ್- ಶೋಷಿತನಿಗೆ ಶೋಷಕನ ವಿರುದ್ಧ ಸ್ಮರ ಎತ್ತುವ ಹಕ್ಕಿದೆ.

150. ಅಲ್ಲಾಹ್ ಹಾಗೂ ಅವನ ಸಂದೇಶವಾಹಕರನ್ನು ನಿಷೇಧಿಸುವವರೂ ಅಲ್ಲಾಹ್ ಹಾಗೂ ಅವನ ಸಂದೇಶವಾಹಕರ ನಡುವೆ ತಾರತಮ್ಯ ಮಾಡಬೇಕೆಂದು ಬಯಸುವವರೂ ನಾವು ಕೆಲವರನ್ನು ಸ್ವೀಕರಿಸುವೆವು ಇನ್ನು ಕೆಲವರನ್ನು ನಿಷೇಧಿಸುವೆವು ಎನ್ನುತ್ತ ಸತ್ಯನಿಷೇಧ ಮತ್ತು ಸತ್ಯವಿಶ್ವಾಸದ ಮಧ್ಯೆ ಒಂದು ನಡುಮಾರ್ಗವನ್ನು ಸ್ವೀಕರಿಸುವ ಇಚ್ಛೆಯುಳ್ಳವರೂ ನೈಜ ಸತ್ಯನಿಷೇಧಿಗಳಾಗಿದ್ದಾರೆ.

إِنَّ الَّذِينَ يَكْفُرُونَ بِاللَّهِ وَرُسُلِهِ وَيُرِيدُونَ أَنْ يُفَرِّقُوا بَيْنَ اللَّهِ وَرُسُلِهِ وَيَقُولُونَ نُؤْمِنُ مِنْ بَعْضٍ وَنُكْفِرُ مِنْ بَعْضٍ ۗ وَ يُرِيدُونَ أَنْ يَتَّخِذُوا بَيْنَ ذَلِكَ سَبِيلًا ﴿١٥٠﴾

151. ಇಂತಹ ಸತ್ಯನಿಷೇಧಿಗಳಿಗೆ ನಾವು ಅಪಮಾನಕಾರಕ ಶಿಕ್ಷೆ ಸಿದ್ಧ ಪಡಿಸಿಟ್ಟಿರುತ್ತೇವೆ.

أُولَٰئِكَ هُمُ الْكَافِرُونَ حَقًّا ۗ وَأَعْتَدْنَا لِلْكَافِرِينَ عَذَابًا مُهِينًا ﴿١٥١﴾

152. ಇದಕ್ಕೆ ವ್ಯತಿರಿಕ್ತವಾಗಿ ಅಲ್ಲಾಹ್ ಮತ್ತು ಅವನ ಸಮಗ್ರ ಸಂದೇಶವಾಹಕರನ್ನು ನಂಬಿ, ಅವರ ನಡುವೆ ತಾರತಮ್ಯವಿರಿಸದಿರುವವರಿಗೆ ನಾವು ಖಂಡಿತವಾಗಿಯೂ ಅವರ ಪ್ರತಿಫಲವನ್ನು ನೀಡುವೆವು. ಅಲ್ಲಾಹ್ ಮಹಾ ಕ್ಷಮಾಶೀಲನೂ ಕರುಣಾ ನಿಧಿಯೂ ಆಗಿರುತ್ತಾನೆ.

وَالَّذِينَ آمَنُوا بِاللَّهِ وَرُسُلِهِ وَلَمْ يُفَرِّقُوا بَيْنَ أَحَدٍ مِّنْهُمْ أُولَٰئِكَ سَوْفَ يُؤْتِيهِمْ أَجْرَهُمُ ۗ وَكَانَ اللَّهُ غَفُورًا رَّحِيمًا ﴿١٥٢﴾

153. ಬಾನಲೋಕದಿಂದ ನೀವೊಂದು ಲಿಖಿತವನ್ನು ಇಳಿಸಿಕೊಡಬೇಕೆಂದು ಇಂದು ಈ ಗ್ರಂಥದವರು ನಿಮ್ಮೊಂದಿಗೆ ಅಪೇಕ್ಷಿಸುತ್ತಿರುವರೆಂದಾದರೆ, ಇವರು ಇದಕ್ಕಿಂತಲೂ ಹಿಂದಾದ (ಪಾತಕಪರ) ಬೇಡಿಕೆಗಳನ್ನು ಈ ಹಿಂದೆ ಮೂಸಾರೊಂದಿಗೆ ಮಾಡಿರುತ್ತಾರೆ. ಇವರು ಅವರೊಡನೆ, "ನಮಗೆ ಅಲ್ಲಾಹನನ್ನು ಪ್ರತ್ಯಕ್ಷ ತೋರಿಸು" ಎಂದಿದ್ದರು. ಈ ಉದ್ಘಟನದ ಕಾರಣ ದಿಂದಲೇ ಅವರ ಮೇಲೆ ಹಠಾತ್ತನೆ ಸಿಡಿಲೆರಗಿತು. ಅವರು ಸುಸ್ಪಷ್ಟ ನಿರ್ದೇಶನಗಳನ್ನು ಕಂಡಿದ್ದರೂ ಆ ಬಳಿಕ ಕರುವನ್ನು ತಮ್ಮ ಆರಾಧ್ಯವನ್ನಾಗಿ ಮಾಡಿಕೊಂಡರು. ಇಷ್ಟಾಗಿಯೂ ನಾವು ಅವರನ್ನು ಮನ್ನಿಸಿದೆವು. ನಾವು ಮೂಸಾರಿಗೆ ಸುವ್ಯಕ್ತ ಆದೇಶ ನೀಡಿದೆವು.

سَأَلَكَ أَهْلُ الْكِتَابِ أَنْ تُنزِّلَ عَلَيْهِمْ كِتَابًا مِنَ السَّمَاءِ فَقَدْ سَأَلُوا مُوسَىٰ الْكَبِيرَ مِنْ ذَلِكَ فَقَالُوا أَرَنَا اللَّهُ جَهَنَّمَ فَأَخَذْنَاهُمُ الضُّعْفَةَ بِظُلْمِهِمْ ثُمَّ أَخَذُوا الْعِجْلَ مِنْ بَعْدِ مَا جَاءَتْهُمْ الْبَيِّنَاتُ فَعَقَوْنَا عَنْ ذَلِكَ وَآتَيْنَا مُوسَىٰ سُلْطَانًا مُّبِينًا ﴿١٥٣﴾

154. ಅವರ ಮೇಲೆ ಪರ್ವತವನ್ನು (ತೂರ್) ಎತ್ತಿ ಹಿಡಿದು ಅವರಿಂದ (ಆದೇಶವನ್ನು ಪಾಲಿಸುವ) ಕರಾರನ್ನು ಪಡೆದವು. ದ್ವಾರದೊಳಕ್ಕೆ ಸಾಷ್ಟಾಂಗವೆರಗುತ್ತ ಪ್ರವೇಶಿಸಬೇಕೆಂದು ನಾವು ಅವರಿಗೆ ಅಪ್ಪಣೆ

وَسَرَفْنَا فَوْقَهُمُ الطُّورَ بَيْنَيْنَا فِيهِمْ وَقُلْنَا لَهُمْ ادْخُلُوا الْبَابَ سُجَّدًا وَقُلْنَا لَهُمْ لَا

ಕೊಟ್ಟೆವು.⁹⁰ 'ಸಬ್ತ'ನ (ಸಬ್ಬಾತದ) ನಿಯಮವನ್ನು ಮುರಿಯ ಬೇಡಿರೆಂದು ನಾವು ಅವರಿಗೆ ಹೇಳಿದೆವು ಮತ್ತು ಈ ಬಗ್ಗೆ ಅವರಿಂದ ಬಲವಾದ ಕರಾರನ್ನು ಪಡೆದೆವು.

تَعْدُوا فِي السَّبْتِ وَآخِذْنَا مِنْهُم مِّمَّا كَانُوا عَظِيمًا ﴿٩٠﴾

155. ಕೊನೆಗೆ ಅವರು ಕರಾರನ್ನು ಮುರಿದರು. ಅಲ್ಲಾಹನ ನಿರ್ದೇಶನಗಳನ್ನು ಸುಳ್ಳಾಗಿಸಿದರು. ಅನೇಕ ಪ್ರವಾದಿಗಳನ್ನು ಅನ್ಯಾಯವಾಗಿ ವಧಿಸಿದರು. "ನಮ್ಮ ಹೃದಯಗಳು ಕವಚಗಳೊಳಗೆ ಭದ್ರವಾಗಿವೆ"⁹¹ ಎಂದೂ ಹೇಳಿಬಿಟ್ಟರು. ವಾಸ್ತವದಲ್ಲಿ ಅವರ ಈ ಮಿಥ್ಯ-ಆರಾಧನೆಯ ಕಾರಣದಿಂದ ಅಲ್ಲಾಹನು ಅವರ ಹೃದಯಗಳಿಗೆ ಮುದ್ರೆಯೊತ್ತಿಬಿಟ್ಟನು. ಆದುದರಿಂದ ಅವರು ಅತ್ಯಲ್ಪವೇ ವಿಶ್ವಾಸವಿರಿಸುತ್ತಾರೆ.

فَبِمَا نَقُضُوا مِيثَاقَهُمْ لَعَنَّاهُمْ وَكَفَرُوا بِالْحَقِّ قَتَلُوا النَّبِيِّينَ بَغْيٍ وَأَقْرَبُوا الْقَوْلَ فَعَفُوهُ إِلَّا قَلِيلًا ﴿٩١﴾

156. ಅವರು ತಮ್ಮ ನಿಷೇಧ ನೀತಿಯಲ್ಲಿ ಮುಂದುವರಿಯುತ್ತ ಮರ್ಯಮಳ ಮೇಲೆ ಉಗ್ರ ಸುಳ್ಳಾರೋಪವನ್ನು ಹೊರಿಸಿ ಬಿಟ್ಟರು.

وَكَفَرُوا بِهَا وَكَلَّمُوا مَرْيَمَ بِمُتَعَدِّاتٍ عَظِيمًا ﴿٩٢﴾

157. ಮತ್ತು ನಾವು ಅಲ್ಲಾಹನ ಸಂದೇಶವಾಹಕರಾದ ಮರ್ಯಮರ ಪುತ್ರ ಈಸಾ ಮಸೀಹರನ್ನು ವಧಿಸಿದೆವೆಂದು ಅವರು ಹೇಳಿದರು.⁹² ವಸ್ತುತಃ ಅವರು ಅವರನ್ನು (ಈಸಾರನ್ನು) ವಧಿಸಲೂ ಇಲ್ಲ, ಶಿಲುಬೆಗೇರಿಸಲೂ ಇಲ್ಲ. ನಿಜವಾಗಿ ಆ ಪ್ರಕರಣವು ಅವರಿಗೆ ಅಸ್ಪಷ್ಟಗೊಳಿಸಲ್ಪಟ್ಟಿತು.⁹³ ಈ ವಿಷಯದಲ್ಲಿ ಭಿನ್ನಾಭಿಪ್ರಾಯ ತೋರಿದವರೂ ವಾಸ್ತವದಲ್ಲಿ ಸಂಶಯಗ್ರಸ್ತರಾಗಿರುತ್ತಾರೆ. ಅವರಿಗೆ ಈ ಪ್ರಕರಣದ ಅರಿವೇನೂ ಇಲ್ಲ. ಕೇವಲ ಗುಮಾನಿಯನ್ನೇ ಅನುಸರಿಸಲಾಗುತ್ತಿದೆ. ಅವರು ಮಸೀಹರನ್ನು ಖಂಡಿತವಾಗಿಯೂ ವಧಿಸಲಿಲ್ಲ.

وَكَوَلَّمُوا مَرْيَمًا وَقَتَلُوا ابْنَ مَرْيَمَ وَرَسُولَ اللَّهِ وَمَا كَانُوا بِشَيْءٍ مِنْهُمْ بِشَاقِينَ ﴿٩٣﴾

90. ಇದರ ಪ್ರಸ್ತಾವ ಅಲಾಬಕರಃ ಅಧ್ಯಾಯದ 58-59ನೆಯ ಸೂಕ್ತದಲ್ಲಿ ಬಂದಿದೆ.

91. ಅರ್ಥಾತ್- ನೀವು ಏನು ಬೇಕಾದರೂ ಹೇಳಿ, ನಮ್ಮ ಮನಸ್ಸಿನ ಮೇಲೆ ಅದರಿಂದ ಯಾವ ಪರಿಣಾಮವೂ ಆಗದು.

92. ಅರ್ಥಾತ್- ಅವರ ಭಂಡ ಧೈರ್ಯ ಎಷ್ಟು ಹೆಚ್ಚಾಗಿತ್ತೆಂದರೆ ಪ್ರವಾದಿಯನ್ನು ಪ್ರವಾದಿಯೆಂದು ಅರಿಯುತ್ತಲೂ ಅವರು ಅವರನ್ನು ಕೊಲೆ ಮಾಡಲು ಹೇಸಲಿಲ್ಲ. ಮಾತ್ರವಲ್ಲ ನಾವು ಅಲ್ಲಾಹನ ಪ್ರವಾದಿಯ ಕೊಲೆ ಮಾಡಿದೆವು ಎಂದು ಧೈರ್ಯದಿಂದ ಹೇಳಿದರು. ಮರ್ಯಮ್ ಅಧ್ಯಾಯದ ಎರಡನೆಯ ಪರಿಚ್ಛೇದವನ್ನು ನಮ್ಮ ಟಿಪ್ಪಣಿಗಳ ಸಮೇತ ಓದಿದರೆ ಬನೀಇಸ್ರಾಕೀಲರು ಪ್ರವಾದಿ ಈಸಾರ(ಅ) ಬಗ್ಗೆ ಅವರು ನಿಜವಾಗಿಯೂ ದೇವ ಪ್ರವಾದಿಯೇ ಆಗಿದ್ದಾರೆ ಎಂದು ಅರಿತ ಬಳಿಕವೂ ಅವರನ್ನು ಯಾವ ರೀತಿ ಶಿಲುಬೆಗೇರಿಸಲು ಪ್ರಯತ್ನಿಸಿದರೆಂದು ತಿಳಿಯುತ್ತದೆ.

93. ಪ್ರವಾದಿ ಮಸೀಹರನ್ನು(ಅ) ಶಿಲುಬೆಗೇರಿಸಲಾಗುವುದಕ್ಕೆ ಮೊದಲೇ ಮೇಲೆತ್ತಿಕೊಳ್ಳಲಾಗಿತ್ತೆಂದು ಈ ಸೂಕ್ತದಿಂದ ಸ್ಪಷ್ಟವಾಗುತ್ತದೆ. ಮಸೀಹರು(ಅ) ಶಿಲುಬೆಗೇರಿ ಪ್ರಾಣ ತೆತ್ತರು ಎಂಬ ಕ್ರೈಸ್ತರ ಮತ್ತು ಯಹೂದಿಯರ ಭಾವನೆ ತಪ್ಪುಕಲ್ಪನೆಗಳಿಂದ ಕೂಡಿದ್ದಾಗಿದೆ ಎಂದೂ ಇದರಿಂದ ತಿಳಿದು ಬರುತ್ತದೆ. ಯಹೂದಿಯರು ಅವರನ್ನು ಶಿಲುಬೆಗೇರಿಸುವುದಕ್ಕೆ ಮೊದಲೇ ಅಲ್ಲಾಹನು ಅವರನ್ನು ಯಾವುದೋ ಹಂತದಲ್ಲಿ ಮೇಲೆತ್ತಿಕೊಂಡನು. ಯಹೂದಿಯರು ಶಿಲುಬೆಗೇರಿಸಿದ ವ್ಯಕ್ತಿ ಬೇರೆ ಯಾರೋ ಆಗಿದ್ದನು. ಅವರು ಕಾರಣಾಂತರದಿಂದ ಅವನನ್ನು ಮರ್ಯಮರ ಪುತ್ರ ಈಸಾನೇ ಆಗಿರಬೇಕೆಂದು ಭ್ರಮಿಸಿದರು.

158. ನಿಜವಾಗಿ ಅಲ್ಲಾಹನು ಅವರನ್ನು ತನ್ನ ಕಡೆಗೆ ಎತ್ತಿಕೊಂಡನು. ಅಲ್ಲಾಹನು ಮಹಾ ಪ್ರತಾಪಶಾಲಿಯೂ ಯುಕ್ತಿಪೂರ್ಣನೂ ಆಗಿರುತ್ತಾನೆ.

بَلْ سَرَفَهُ اللَّهُ إِلَيْهِ وَكَانَ اللَّهُ
عَزِيزًا حَكِيمًا ﴿١٥٨﴾

159. ಗ್ರಂಥದವರಲ್ಲಿ ಯಾವನೂ ಅವರ ಮರಣಕ್ಕಿಂತ ಮುಂಚೆ ಅವರ ಮೇಲೆ ವಿಶ್ವಾಸವಿರಿಸದಿರಲಾರನು.⁹⁴ ಪುನರುತ್ಥಾನ ದಿನದಂದು ಅವರು ಅವರ (ಗ್ರಂಥದವರ) ವಿರುದ್ಧ ಸಾಕ್ಷಿ ಹೇಳುವರು.

وَأَنْ مِنْ أَهْلِ الْكِتَابِ إِلَّا لِيُؤْمِنُوا بِهِ
قَبْلَ مَوْتِهِمْ وَبِمَوْتِهِمْ يَكُونُ
عَلَيْهِمْ شَهِيدًا ﴿١٥٩﴾

160. ಹೀಗೆ ಈ ಯಹೂದಿಯರ ಈ ಅಕ್ರಮ ವರ್ತನೆಗಳ ಕಾರಣದಿಂದ ಮತ್ತು ಇವರು ಜನರನ್ನು ಅಲ್ಲಾಹನ ಮಾರ್ಗದಿಂದ ಹೆಚ್ಚು ಹೆಚ್ಚಾಗಿ ತಡೆಯುತ್ತಲೂ ಇದ್ದುದರಿಂದ-

فَظَلَمْنَا مِنَ الَّذِينَ هَادُوا حَرَمْنَا عَلَيْهِمْ
طَيِّبَاتٍ أَجَلَّتْ لَهُمْ وَبَصُرْنَا مِنْهُمْ عَنْ
سَبِيلِ اللَّهِ كَثِيرًا ﴿١٦٠﴾

161. ಇವರಿಗೆ ನಿಷಿದ್ಧಗೊಳಿಸಿದ್ದ ಬಡ್ಡಿಯನ್ನು ಪಡೆಯುತ್ತಲೂ ಜನರ ಸಂಪತ್ತನ್ನು ಅನುಚಿತ ರೀತಿಯಿಂದ ಕಬಳಿಸುತ್ತಲೂ ಇದ್ದ ಕಾರಣದಿಂದ ನಾವು ಇವರಿಗೆ ಹಿಂದೆ 'ಧರ್ಮಸಮ್ಮತ' ಗೊಳಿಸಿದ್ದ ಅನೇಕ ಶುದ್ಧ ವಸ್ತುಗಳನ್ನು ನಿಷಿದ್ಧ ಎಂದು ವಿಧಿಸಿಬಿಟ್ಟೆವು⁹⁵ ಮತ್ತು ಇವರಲ್ಲಿ ಸತ್ಯನಿಷೇಧಿ ಆಗಿರುವವರಿಗಾಗಿ ನಾವು ವೇದನಾಯುಕ್ತ ಯಾತನೆಯನ್ನು ಸಿದ್ಧಗೊಳಿಸಿ ಬಿಟ್ಟಿರುತ್ತೇವೆ.

وَأَخَذْنَاهُمُ الرِّبَا وَقَدْ نُهُوا عَنْهُ وَأَكْرَمُوا
أَمْوَالَ النَّاسِ بِالْبَاطِلِ وَأَعْتَدْنَا لِلْكَافِرِينَ
مِنْهُمْ عَذَابًا أَلِيمًا ﴿١٦١﴾

162. ಆದರೆ ಇವರಲ್ಲಿ ಪರಿಪಕ್ವ ಜ್ಞಾನವುಳ್ಳವರು ಮತ್ತು ಸತ್ಯವಿಶ್ವಾಸವುಳ್ಳವರೆಲ್ಲರೂ (ಓ ಪೈಗಂಬರರೇ,) ನಿಮ್ಮ ಮೇಲೆ ಅವತೀರ್ಣಗೊಳಿಸಲ್ಪಟ್ಟ ಹಾಗೂ ನಿಮಗಿಂತ ಮೊದಲು ಅವತೀರ್ಣಗೊಳಿಸಲ್ಪಟ್ಟ ಶಿಕ್ಷಣದ ಮೇಲೆ ವಿಶ್ವಾಸವಿರಿಸುತ್ತಾರೆ. ಈ ರೀತಿ ವಿಶ್ವಾಸವಿರಿಸುವವರಿಗೆ, ನಮಾಝ್ ಹಾಗೂ ರುಕಾತ್‌ಗಳನ್ನು ಪಾಲಿಸುವವರಿಗೆ ಮತ್ತು ಅಲ್ಲಾಹ್ ಹಾಗೂ

لَكِنَّ الرُّسُلَ حُرْنَ فِي الْعِلْمِ مِنْهُمْ وَالْمُؤْمِنُونَ
بِؤْمُنُونَ بِمَا أَنْزَلَ إِلَيْكَ وَمَا أَنْزَلَ مِنْ
قَبْلِكَ وَالْمُقِيمِينَ الصَّلَاةَ وَالْمُؤْتُونَ الزَّكَاةَ
وَالْمُؤْمِنُونَ بِاللَّهِ وَالْيَوْمِ الْآخِرِ أُولَئِكَ

94. ಈ ವಾಕ್ಯಕ್ಕೆ ಎರಡು ಅರ್ಥಗಳಿವೆ: ಇದರಲ್ಲಿ ಎರಡು ಬಗೆಯ ಅರ್ಥಗಳಿಗೂ ಆಸ್ಪದವಿದೆ. ನಾವು ಭಾಷಾಂತರದಲ್ಲಿ ನೀಡಿದ ಅರ್ಥ ಮೊದಲನೆಯದು. ಎರಡನೆಯದು ಗ್ರಂಥದವರ ಪೈಕಿ ಯಾರೂ ತನ್ನ ಮರಣಕ್ಕಿಂತ ಮುಂಚೆ ಮಸೀಹರ ಮೇಲೆ ವಿಶ್ವಾಸವಿರಿಸದೆ ಇರಲಾರ ಎಂದಾಗಿದೆ.

95. ಪ್ರಾಯಶಃ ಇದು ಮುಂದೆ ಅಲ್ ಅನ್‌ಅಮ್ ಅಧ್ಯಾಯದ 146ನೆಯ ಸೂಕ್ತದಲ್ಲಿ ಬರುವ ವಿಷಯದ ಕಡೆಗೆ ಸೂಚನೆ. ಅರ್ಥಾತ್ ಬನೀಇಸ್ರಾ಼ೀಲರಿಗೆ ಉಗುರುಗಳಿರುವ ಎಲ್ಲಾ ಪ್ರಾಣಿಗಳೂ ನಿಷಿದ್ಧಗೊಳಿಸಲ್ಪಟ್ಟವು. ದನ ಮತ್ತು ಆಡಿನ ಕೊಬ್ಬು ಸಹ ಅವರಿಗೆ ನಿಷೇಧಿಸಲ್ಪಟ್ಟಿತು. ಅಲ್ಲದೆ ಯಹೂದಿ ಕರ್ಮಶಾಸ್ತ್ರದಲ್ಲಿರುವ ಇತರ ಕಟ್ಟುನಿಟ್ಟಿನ ನಿಬಂಧನೆಗಳ ಕಡೆಗೂ ಪ್ರಾಯಶಃ ಈ ಮೂಲಕ ಬೊಟ್ಟು ಮಾಡಲಾಗಿರಬಹುದು. ಯಾವುದೇ ವಿಭಾಗಕ್ಕೆ ಜೀವನದ ವರ್ತುಲವನ್ನು ಸಂಕುಚಿತಗೊಳಿಸುವುದು ನಿಜಾರ್ಥದಲ್ಲಿ ಒಂದು ರೀತಿಯ ಶಿಕ್ಷೆಯೇ ಆಗಿದೆ.

ಅಂತಿಮ ದಿವಸದ ಮೇಲೆ ನಿಜವಾದ ವಿಶ್ವಾಸವಿರಿಸುವವರಿಗೆ ನಾವು ಖಂಡಿತವಾಗಿಯೂ ಅತ್ಯುನ್ನತ ಪ್ರತಿಫಲ ನೀಡುವೆವು.

سُنُّوْهُمْ أَجْرًا عَظِيْمًا ﴿١٦٦﴾

163. ಓ ಪೈಗಂಬರರೇ, ನಾವು ನೂಹ್ ಮತ್ತು ಅನಂತರದ ಪ್ರವಾದಿಗಳ ಕಡೆಗೆ ದಿವ್ಯವಾಣಿ ಕಳುಹಿಸಿದಂತೆಯೇ ನಿಮ್ಮ ಕಡೆಗೂ 'ದಿವ್ಯವಾಣಿ' ಕಳುಹಿಸಿರುತ್ತೇವೆ. ನಾವು ಇಬ್ರಾಹೀಮ್, ಇಸ್ಮಾಈಲ್, ಇಸ್ರಾಹಾಕ್, ಯಾಕೂಬ್ ಮತ್ತು ಯಾಕೂಬರ ಸಂತತಿ, ಈಸಾ, ಅಯ್ಯೂಬ್, ಯೂನುಸ್, ಹಾರೂನ್ ಮತ್ತು ಸುಲೈಮಾನರ ಕಡೆಗೂ 'ದಿವ್ಯವಾಣಿ' ಕಳುಹಿಸಿದೆವು. ನಾವು ದಾವೂದರಿಗೆ 'ಝಬೂರ್' ನೀಡಿದೆವು.

إِنَّا أَوْحَيْنَا إِلَيْكَ كَمَا أَوْحَيْنَا إِلَى نُوحٍ
وَ النَّبِيِّينَ مِنْ بَعْدِهِ وَأَوْحَيْنَا إِلَى إِبْرَاهِيمَ
وَ إسماعِيلَ وَ إسْحَاقَ وَ يَعْقُوبَ وَ الْأَسْبَاطِ
وَ عِيسَى وَ أَيُّوبَ وَ يُونُسَ وَ هَارُونَ وَ
سُلَيْمَانَ وَ آتَيْنَا دَاوُدَ رِجْوَارًا ﴿١٦٣﴾

164. ನಾವು ಇದಕ್ಕಿಂತ ಮುಂಚೆ ನಿಮ್ಮ ಮುಂದೆ ಪ್ರಸ್ತಾಪಿಸಿದ್ದ ಸಂದೇಶವಾಹಕರ ಮೇಲೂ ನಿಮ್ಮ ಮುಂದೆ ಪ್ರಸ್ತಾಪಿಸದ ಇದ್ದ ಸಂದೇಶವಾಹಕರ ಮೇಲೂ 'ದಿವ್ಯವಾಣಿ' ಇಳಿಸಿದೆವು. ಅಲ್ಲಾಹನು ಮೂಸಾರೊಡನೆ, ಮಾತನಾಡುವ ರೀತಿಯಲ್ಲೇ ಮಾತನಾಡಿದನು.

وَ رُسُلًا قَدْ قَصَصْنَاهُمْ عَلَيْكَ مِنْ قَبْلُ
وَ رُسُلًا لَمْ نَقْصُصْهُمْ عَلَيْكَ وَ كَلَّمَ اللَّهُ
مُوسَى تَكْوِيْمًا ﴿١٦٤﴾

165. ಅವನು ಈ ಸಂದೇಶವಾಹಕರಲ್ಲರನ್ನು ನಿಯೋಗಿಸಿದ ಬಳಿಕ ಜನರ ಬಳಿ ಅಲ್ಲಾಹನಿಗೆದುರು ವಾದವುಳಿಯದಂತಾಗಲು ಅವರನ್ನು ಸುವಾರ್ತೆ ಮತ್ತು ಎಚ್ಚರಿಕೆ ನೀಡುವವರನ್ನಾಗಿ ಮಾಡಿ ಕಳುಹಿಸಿದ್ದನು. ಅಲ್ಲಾಹನು ಪ್ರತಾಪಶಾಲಿಯೂ ಯುಕ್ತಿ ಪೂರ್ಣನೂ ಆಗಿರುತ್ತಾನೆ.

رُسُلًا مُبَشِّرِينَ وَ مُنذِرِينَ لَعَلَّ يُكُونُ
لِلنَّاسِ عَلَى اللَّهِ حُجَّةً بَعْدَ الرُّسُلِ
وَ كَانَ اللَّهُ عَزِيْزًا حَكِيْمًا ﴿١٦٥﴾

166. ಆದರೆ (ಜನರು ಒಪ್ಪದಿದ್ದರೆ ಒಪ್ಪದಿರಲಿ.) ಓ ಪೈಗಂಬರರೇ, ಅವನು ನಿಮ್ಮ ಮೇಲೆ ಅವತೀರ್ಣಗೊಳಿಸಿರುವುದನ್ನೆಲ್ಲಾ ತನ್ನ ಜ್ಞಾನದಿಂದ ಅವತೀರ್ಣಗೊಳಿಸಿರುತ್ತಾನೆಂದು ಅಲ್ಲಾಹನು ಸಾಕ್ಷಿ ಹೇಳುತ್ತಾನೆ. ಅಲ್ಲಾಹನ ಸಾಕ್ಷ್ಯವು ಧಾರಾಳ ಸಾಕಿದ್ದರೂ ಇದಕ್ಕೆ ದೇವಚರರೂ ಸಾಕ್ಷಿಗಳಾಗಿದ್ದಾರೆ.

لَئِنْ اللَّهُ شَهِدَ بِمَا أَنْزَلْنَا إِلَيْكَ
وَ الْمَلِكَةُ يَشْهَدُونَ وَ كَفَى بِاللَّهِ شَهِيدًا ﴿١٦٦﴾

167. ಇದನ್ನು ಮಾನ್ಯ ಮಾಡಲು ಸ್ವತಃ ನಿರಾಕರಿಸುವವರು ಮತ್ತು ಇತರರನ್ನು ದೇವಮಾರ್ಗದಿಂದ ತಡೆಯುವವರು ಪಥಭ್ರಷ್ಟತೆಯಲ್ಲಿ ಸತ್ಯದಿಂದ ಬಹುದೂರ ಸಾಗಿರುತ್ತಾರೆ.

إِنَّ الَّذِينَ كَفَرُوا وَ صَدُّوا عَنْ سَبِيلِ اللَّهِ
قَدْ ضَلُّوا ضَلًّا بَعِيْدًا ﴿١٦٧﴾

96. ಅರ್ಥಾತ್- ಈ ಎಲ್ಲಾ ಪ್ರವಾದಿಗಳನ್ನು ಕಳುಹಿಸುವುದರ ಉದ್ದೇಶ ಒಂದೇ ಆಗಿತ್ತು. ನಿರ್ಣಾಯಕ ದಿನದಂದು ಯಾವ ಪಥಭ್ರಷ್ಟ ಅಪರಾಧಿಯೂ ನಮಗೆ ತಿಳಿದಿರಲಿಲ್ಲ, ವಸ್ತುಸ್ಥಿತಿಯನ್ನು ತಿಳಿಸಲು ನೀನು ವ್ಯವಸ್ಥೆ ಮಾಡಿರಲಿಲ್ಲ ಎಂದು ಅಲ್ಲಾಹನ ಮುಂದೆ ಹೇಳುವಂತಾಗಬಾರದು. ಈ ರೀತಿ ಸಕಲ ಮನುಷ್ಯರಿಗೆ ನೆಪ ಹೂಡಲು ಅವಕಾಶ ನೀಡದಿರುವುದೇ ಈ ಏಕೈಕ ಉದ್ದೇಶ.

168. ಹೀಗೆ ಸತ್ಯನಿಷೇಧ ಹಾಗೂ ವಿದ್ರೋಹ ಮಾರ್ಗವನ್ನು ಸ್ವೀಕರಿಸಿ ಕೊಂಡು ಅಕ್ರಮ ಅತ್ಯಾಚಾರಕ್ಕಿಳಿದವರನ್ನು ಅಲ್ಲಾಹನು ಎಂದಿಗೂ ಕ್ಷಮಿಸಲಾರನು-

إِنَّ الَّذِينَ كَفَرُوا وَظَلَمُوا لَمْ يَكُنِ اللَّهُ
لِيُغْفِرْ لَهُمْ وَلَا لِيَهْدِيَهُمْ طَرِيقًا ﴿١٦٨﴾

169. ಮತ್ತು ಅವರಿಗೆ ನರಕದ ವಿನಾ ಬೇರಾವ ಮಾರ್ಗವನ್ನೂ ತೋರಿಸಲಾರನು. ಅವರು ಅದರಲ್ಲೇ ಸದಾಕಾಲ ವಾಸಿಸುವರು. ಅಲ್ಲಾಹನಿಗೆ ಇದೇನೂ ಕಷ್ಟಕಾರ್ಯವಲ್ಲ.

إِلَّا طَرِيقَ جَهَنَّمَ خَالِدِينَ فِيهَا أَبَدًا
وَكَانَ ذَلِكَ عَلَى اللَّهِ يَسِيرًا ﴿١٦٩﴾

170. ಓ ಜನರೇ, ಈ ಸಂದೇಶವಾಹಕರು ನಿಮ್ಮ ಬಳಿಗೆ ನಿಮ್ಮ ಪಾಲಕ ಪ್ರಭುವಿನ ಕಡೆಯಿಂದ ಸತ್ಯವನ್ನು ತಂದಿದ್ದಾರೆ. ವಿಶ್ವಾಸವಿರಿಸಿರಿ. ಅದು ನಿಮಗೇ ಒಳಿತು. ನೀವು ನಿರಾಕರಿಸುತ್ತೀರೆಂದಾದರೆ ಭೂಮಿ-ಆಕಾಶಗಳಲ್ಲಿ ಇರುವುದೆಲ್ಲವೂ ಅಲ್ಲಾಹನದ್ದೆಂಬುದನ್ನು ತಿಳಿದುಕೊಳ್ಳಿರಿ ಮತ್ತು ಅಲ್ಲಾಹನು ಸರ್ವಜ್ಞನೂ ಯುಕ್ತಿಪೂರ್ಣನೂ ಆಗಿರುತ್ತಾನೆ.⁹⁷

يَا أَيُّهَا النَّاسُ قَدْ جَاءَكُمُ الرَّسُولُ بِالْحَقِّ
مِنْ سَرِّكُمْ فَآمِنُوا خَيْرًا لَكُمْ وَإِنْ تَكْفُرُوا
فَإِنَّ لِلَّهِ مَا فِي السَّمَوَاتِ وَالْأَرْضِ
وَكَانَ اللَّهُ عَلِيمًا حَكِيمًا ﴿١٧٠﴾

171. ಓ ಗ್ರಂಥದವರೇ, ನಿಮ್ಮ ಧರ್ಮದಲ್ಲಿ ನೀವು ಹದಮೊರಬೇಡಿರಿ,⁹⁸ ಸತ್ಯದ ಹೊರತು ಇನ್ನೇನನ್ನೂ ಅಲ್ಲಾಹನ ಮೇಲೆ ಹೊರಿಸಬೇಡಿರಿ. ಮರ್ಯಮರ ಪುತ್ರ ಈಸಾ ಮಸೀಹರು ಅಲ್ಲಾಹನ ಸಂದೇಶವಾಹಕ ರಾಗಿದ್ದರೇ ವಿನಾ ಇನ್ನೇನೂ ಆಗಿರಲಿಲ್ಲ. ಅವರು, ಅಲ್ಲಾಹನು ಮರ್ಯಮರ ಕಡೆಗೆ ಕಳುಹಿಸಿದ ಒಂದು ಫರಮಾನು⁹⁹ (ಆಜ್ಞೆ) ಆಗಿದ್ದರು ಮತ್ತು ಅಲ್ಲಾಹನ ಕಡೆಯಿಂದ (ಮರ್ಯಮರ ಗರ್ಭಾಶಯದಲ್ಲಿ ಶಿಶುವಿನ ರೂಪ ಧಾರಣ ಮಾಡಿದ) ಒಂದು

يَا أَهْلَ الْكِتَابِ لَا تَغْلِبُوا فِي دِينِكُمْ
وَلَا تَقُولُوا عَلَى اللَّهِ الْإِلَهَ إِلَّا الْحَقُّ
إِنَّمَا الْمَسِيحُ عِيسَى ابْنُ مَرْيَمَ
رَسُولُ اللَّهِ وَكَلَّمَ اللَّهُ
الْقَهْلَةَ إِلَى مَرْيَمَ وَرُوحًا مِنْهُ
فَأَمِنُوا بِاللَّهِ وَرُسُلِهِ
وَلَا تَقُولُوا لَنْ نَكْفُرَ
إِنَّا نَكْفُرُ

97. ಅರ್ಥಾತ್- ತನ್ನ ಸಾಮ್ರಾಜ್ಯದಲ್ಲಿದ್ದು ಕಿಡಿಗೇಡಿತನವನ್ನೆಸಗುವವರ ಬಗ್ಗೆ ನಿಮ್ಮ ಪ್ರಭು ತಿಳಿಯದವನಲ್ಲ. ಹಾಗೆಯೇ ತನ್ನ ಆದೇಶಗಳನ್ನು ಉಲ್ಲಂಘಿಸುವವರನ್ನು ಎದುರಿಸುವ ವಿಧಾನವರಿಯದ ತಿಳಿಗೇಡಿಯೂ ಅವನಲ್ಲ.

98. ಇಲ್ಲಿ ಗ್ರಂಥದವರೆಂದರೆ ಕ್ರೈಸ್ತರು, ಅರಬಿ ಭಾಷೆಯಲ್ಲಿ 'ಗುಲಾ' ಎಂದರೆ ಯಾವುದೇ ವಿಷಯದ ಸಮರ್ಥನೆ ಮತ್ತು ಬೆಂಬಲದಲ್ಲಿ ಮಿತಿಮೀರುವುದು. ಮಸೀಹ್‌ರನ್ನು(ಅ) ನಿರಾಕರಿಸುವ ಮತ್ತು ವಿರೋಧಿಸುವ ಕೆಲಸಗಳಲ್ಲಿ ಮಿತಿಮೀರಿರುವುದು ಯಹೂದಿಯರ ಅಪರಾಧವಾಗಿದ್ದರೆ, ಮಸೀಹ್‌ರ(ಅ) ಮೇಲಿನ ಅಭಿಮಾನದಲ್ಲಿ ಹದ್ದು ಮೀರಿ ಅವರನ್ನು ದೇವಪುತ್ರ ಮತ್ತು ಸಾಕ್ಷಾತ್ ದೇವನಾಗಿ ಮಾಡಿದುದು ಕ್ರೈಸ್ತರ ಅಪರಾಧವಾಗಿತ್ತು.

99. ಮೂಲದಲ್ಲಿ 'ಕಲಿಮಃ' ಎಂಬ ಪದ ಪ್ರಯೋಗವಾಗಿದೆ. ಅಲ್ಲಾಹನು ಮರ್ಯಮರ ಕಡೆಗೆ 'ಕಲಿಮಃ'(ವಚನ)ವನ್ನು ಕಳುಹಿಸುವುದೆಂದರೆ ಪುರುಷನ ವೀರ್ಯದಿಂದ ಸಂಪನ್ನವಾಗದೆ ಗರ್ಭಧಾರಣೆ ಮಾಡಬೇಕೆಂಬ ಆದೇಶವನ್ನು ಹ. ಮರ್ಯಮ್‌ರ(ಅ) ಗರ್ಭಕೋಶದ ಮೇಲೆ ಅವತೀರ್ಣಗೊಳಿಸುವುದು. ಕ್ರೈಸ್ತರು ಮೊದಲು 'ಕಲಿಮಃ' ಎಂಬ ಪದವನ್ನು 'ಕಲಾಮ್' (ವಚನ) ಅಥವಾ 'ನತಕ್' (ಮಾತು) ಎಂಬ ಅರ್ಥಗಳಲ್ಲಿ ಪದವೆಂದು ಭಾವಿಸಿದರು. ಅನಂತರ 'ಕಲಾಮ್' ಎಂದರೆ ಅಲ್ಲಾಹನ ಮಾತನಾಡುವ ಗುಣವಿಶೇಷತೆಯಾಗಿರಬಹುದೆಂದು ಕಲ್ಪಿಸಿಕೊಂಡರು. ತದನಂತರ ಅಲ್ಲಾಹನ ಈ ಗುಣವಿಶೇಷತೆಯೇ ಹ. ಮರ್ಯಮ್‌ರ(ಅ) ಗರ್ಭದೊಳಗೆ ಪ್ರವೇಶಿಸಿ ಮಸೀಹ್‌ರ(ಅ) ರೂಪದಲ್ಲಿ ಮೂರ್ತ ಸ್ವರೂಪವನ್ನು ಪಡೆಯಿತು ಎಂದು ಭಾವಿಸಿದರು. ಹೀಗೆ ಕ್ರೈಸ್ತರಲ್ಲಿ ಮಸೀಹ್‌ರ(ಅ) ದೇವತ್ವದ ಬಗ್ಗೆ ಪಥಭ್ರಷ್ಟ ವಿಶ್ವಾಸ ಜನ್ಮತಾಳಿತು. ಈ ತಪ್ಪುಧಾರಣೆಯಿಂದಾಗಿಯೇ ದೇವನು ಸ್ವತಃ ಅಥವಾ ದೇವನ ಗುಣವಿಶೇಷತೆಯಾದ 'ಕಲಾಮ್' ಮಸೀಹ್‌ರ(ಅ) ರೂಪದಲ್ಲಿ ಮೈವತ್ತಿರಬಹುದೆಂಬ ವಾದ ಬೇರೂರಿತು.

ಆತ್ಮವಾಗಿದ್ದರು.¹⁰⁰ ಆದುದರಿಂದ ಅಲ್ಲಾಹ್ ಮತ್ತು ಸಂದೇಶ ವಾಹಕರ ಮೇಲೆ ವಿಶ್ವಾಸವಿಡಿರಿ. ಮೂವರಿದ್ದಾರೆನ್ನಬೇಡಿರಿ¹⁰¹- ಇದನ್ನು ತೊರೆಯಿರಿ. ಇದು ನಿಮಗೇ ಉತ್ತಮ. ಅಲ್ಲಾಹನಂತೂ ಏಕಮಾತ್ರ ಆರಾಧ್ಯನಾಗಿರುವನು. ಅವನಿಗೊಬ್ಬ ಪುತ್ರನಿದ್ದಾನೆನ್ನಲು, ಅವನು ಅದರಿಂದ ಪರಿಶುದ್ಧನಾಗಿರುತ್ತಾನೆ.¹⁰² ಭೂಮಿ-ಆಕಾಶಗಳ ಸಕಲ ವಸ್ತುಗಳೂ ಅವನ ಸೊತ್ತು ಮತ್ತು ಅವುಗಳ ಸಂರಕ್ಷಣೆಗೆ ಅಲ್ಲಾಹನೇ ಸಾಕು.

خَيْرًا لَّكُمْ إِنَّمَا اللَّهُ إِلَهُ وَاحِدٌ سُبْحَانَ أَنْ يَكُونَ لَكَ وَكَذَلِكَ مَا فِي السَّمَوَاتِ وَمَا فِي الْأَرْضِ ط وَكَفَى بِاللَّهِ وَكِيلًا ﴿٢١﴾

172. ತಾನು ಅಲ್ಲಾಹನ ದಾಸನಾಗಿರುವ ಬಗ್ಗೆ ಮಸೀಹರು ಎಂದೆಂದೂ ಸಂಕೋಚ ಪಡಲಿಲ್ಲ. ಅತ್ಯಂತ ನಿಕಟವರ್ತಿ ದೇವಚರರೂ ಈ ಬಗ್ಗೆ ಸಂಕೋಚ ಪಡುವುದಿಲ್ಲ. ಯಾವನಾದರೂ ಅಲ್ಲಾಹನ ದಾಸ್ಯದ ಬಗ್ಗೆ ಸಂಕೋಚಪಟ್ಟರೆ ಮತ್ತು ಅಹಂಭಾವ ತೋರಿದರೆ, ಅಲ್ಲಾಹನು ಎಲ್ಲರನ್ನೂ ಸುತ್ತುವರಿದು ತನ್ನ ಮುಂದೆ ಹಾಜರು ಪಡಿಸುವ ಅದೊಂದು ಕಾಲ ಬರಲಿದೆ.

لَنْ يَسْتَنْكِفَ السَّيِّئُ أَنْ يَكُونَ عَبْدًا لِلَّهِ وَلَا الْمَلَائِكَةُ الْمُقَرَّبُونَ ط وَمَنْ يَسْتَنْكِفْ عَنْ عِبَادَتِهِ وَيَسْتَكْبِرْ فَسَيَحْشُرُهُمُ إِلَهِ جَمِيعًا ﴿٢٢﴾

173. ಆಗ ವಿಶ್ವಾಸವಿಟ್ಟು ಸತ್ಕರ್ಮ ವಿಧಾನ ಕೈಗೊಂಡವರು ತಮ್ಮ

فَأَمَّا الَّذِينَ آمَنُوا وَعَمِلُوا الصَّالِحَاتِ

100. ಇಲ್ಲಿ ಸ್ವತಃ ಮಸೀಹರನ್ನು(ಅ) 'ರೂಹುಮ್ನಿನ್' (ದೇವ ವತಿಯಿಂದ ಒಂದು ಆತ್ಮ) ಎನ್ನಲಾಗಿದೆ. ಅಲ್ಬರಕರ: ಅಧ್ಯಾಯದ 87ನೆಯ ಸೂಕ್ತದಲ್ಲಿ ಈ ವಿಷಯವನ್ನು ಈ ರೀತಿ ಪ್ರಸ್ತಾಪಿಸಲಾಗಿದೆ. "ನಾವು ಪವಿತ್ರಾತ್ಮದ ಮೂಲಕ ಅವರಿಗೆ ಸಹಾಯ ಮಾಡಿದೆವು" ಈ ಎರಡು ಉಲ್ಲೇಖಗಳ ಅರ್ಥವೇನೆಂದರೆ, ಅಲ್ಲಾಹನು ಮಸೀಹರಿಗೆ(ಅ) ಪವಿತ್ರಾತ್ಮವನ್ನು ನೀಡಿದ್ದನು. ಅದು ಕೇಡನ್ನು ಅರಿಯದ, ಸಾಧ್ಯವಿಲ್ಲದ ಸತ್ಯ ಮತ್ತು ಪ್ರಾಮಾಣಿಕತೆಯಿಂದ ಕೂಡಿದ ಮತ್ತು ಅಡಿಯಿಂದ ಮುಡಿಪಿನ ಸುತೀಲವಾದ ಆತ್ಮವಾಗಿತ್ತು. ಕ್ರೈಸ್ತರು ಇದರಲ್ಲೇ ಅತಿರೇಕ ಮಾಡಿದರು. 'ರೂಹುಮ್ನಿನ್'ವನ್ನು ಅವರು ಅಲ್ಲಾಹನ ಆತ್ಮವೆಂದು ಭಾವಿಸಿದರು. ರೂಹುಲ್ ಕುದುಸ್ (Holy Ghost) ಎಂದರೆ ಮಸೀಹರಲ್ಲಿ(ಅ) ಅಂತರ್ಲೀನಗೊಂಡ ಅಲ್ಲಾಹನ ಪವಿತ್ರಾತ್ಮವೆಂದು ಕಲ್ಪಿಸಿದರು. ಹೀಗೆ ಅಲ್ಲಾಹ್ ಮತ್ತು ಮಸೀಹರ(ಅ) ಜತೆಗೆ 'ರೂಹುಲ್ ಕುದುಸ್'(ಪವಿತ್ರಾತ್ಮ)ನನ್ನು ಅವರು ಮೂರನೆಯ ದೇವನಾಗಿ ಮಾಡಿದರು.

101. ಅರ್ಥಾತ್- ನಿಮ್ಮಲ್ಲಿ ಯಾವ ರೂಪದಲ್ಲಾದರೂ ಇರುವ ತ್ರಿದೇವತ್ವದ ವಿಶ್ವಾಸವನ್ನು ತೊರೆದು ಬಿಡಿರಿ. ಕ್ರೈಸ್ತರು ವಾಸ್ತವದಲ್ಲಿ ಏಕಕಾಲಕ್ಕೆ ಏಕದೇವತ್ವದಲ್ಲೂ ತ್ರಿದೇವತ್ವದಲ್ಲೂ ವಿಶ್ವಾಸವಿಡುತ್ತಾರೆ. ಇಂಜೀಲ್(ಬೈಬಲ್)ನಲ್ಲಿ ಕಂಡು ಬರುವ ಮಸೀಹರ(ಅ) ಸ್ವಪ್ನೋಕ್ತಿಗಳ ಆಧಾರದಲ್ಲಿ 'ದೇವನು ಏಕನಾಗಿದ್ದಾನೆ. ಅವನ ಹೊರತು ಇನ್ನಾವ ದೇವನೂ ಇಲ್ಲ' ಎಂಬುದನ್ನು ಯಾವ ಕ್ರೈಸ್ತನೂ ನಿರಾಕರಿಸಲಾರನು. ಏಕದೇವತ್ವವೇ ನಿಜವಾದ ಧರ್ಮವೆಂದು ಒಪ್ಪಿಕೊಳ್ಳದೇ ಅವರಿಗೆ ಬೇರೆ ದಾರಿ ಇಲ್ಲ. ಆದರೆ ಮಸೀಹರ(ಅ) ವ್ಯಕ್ತಿತ್ವಕ್ಕೆ ಅತಿರೇಕವೆಸಗುವ ಮೂಲಕ ಅವರು ತ್ರಿದೇವತ್ವವನ್ನೂ ಪ್ರತಿಪಾದಿಸುತ್ತಿದ್ದಾರೆ. ಈ ತನಕ ಈ ಎರಡು ವಿರೋಧಾಭಾಸದ ವಿಶ್ವಾಸಗಳನ್ನು ಒಟ್ಟೊಟ್ಟಿಗೆ ಹೇಗೆ ಒಪ್ಪಿಕೊಳ್ಳುವುದು ಎಂದು ನಿರ್ಧರಿಸಲು ಅವರಿಗೆ ಸಾಧ್ಯವಾಗಿಲ್ಲ.

102. ಇದು ಕ್ರೈಸ್ತರ ನಾಲ್ಕನೆಯ ಅತಿರೇಕದ ಖಂಡನೆಯಾಗಿದೆ. ಕ್ರೈಸ್ತರ ಉಲ್ಲೇಖಗಳು ಒಂದು ವೇಳೆ ಸರಿಯೇ ಆಗಿದ್ದರೆ, ಅವುಗಳ (ವಿಶೇಷವಾಗಿ ಪ್ರಥಮ ಮೂರು ಬೈಬಲ್‌ಗಳ) ಮೂಲಕ ತಿಳಿದು ಬರುವುದೇನೆಂದರೆ ಮಸೀಹರು(ಅ) ದೇವ ಮತ್ತು ದಾಸರ ನಡುವಿನ ಸಂಬಂಧವನ್ನು ತಂದೆ ಮತ್ತು ಮಗನ ಸಂಬಂಧಕ್ಕೆ ಹೋಲಿಸಿದ್ದಾರೆ. ದೇವನಿಗೆ ತಂದೆ ಎಂಬ ಪದವನ್ನು ಕೇವಲ ಹೋಲಿಕೆ ಮತ್ತು ಅಲಂಕಾರಕ್ಕಾಗಿ ಅವರು ಪ್ರಯೋಗಿಸಿದ್ದಾರೆ. ಇದು ಕೇವಲ ಮಸೀಹರಿಗೆ(ಅ) ಸಲ್ಲುವ ವಿಶೇಷತೆಯಲ್ಲ. ಹಿಂದಿನ ಕಾಲದಿಂದಲೇ ಬನೀ ಇಸ್ರಾಈಲರು ದೇವನಿಗೆ ತಂದೆ ಎಂಬ ಪದವನ್ನು ಉಪಯೋಗಿಸುತ್ತಾ ಬಂದಿದ್ದರು. ಬೈಬಲ್‌ನ ಹಳೆಯ ಒಡಂಬಡಿಕೆಯಲ್ಲಿ ಅದಕ್ಕೆ ಬೇಕಾದಷ್ಟು ನಿದರ್ಶನಗಳಿವೆ. ಮಸೀಹರು(ಅ) ತಮ್ಮ ಜನಾಂಗದ ವಾಡಿಕೆಗೆ ಅನುಸಾರವಾಗಿಯೇ ಈ ಪದವನ್ನು ಉಪಯೋಗಿಸಿದರು. ಅವರು ದೇವನನ್ನು ತನ್ನ ಮಾತ್ರವಲ್ಲ, ಎಲ್ಲರ ತಂದೆ ಎಂದು ಕರೆಯುತ್ತಿದ್ದರು. ಕ್ರೈಸ್ತರು ಇಲ್ಲಿ ಪುನಃ ಅತಿರೇಕವೆಸಗಿದರು. ಅವರು ಮಸೀಹರನ್ನು(ಅ) ದೇವನ 'ಏಕೈಕ' ಪುತ್ರನೆಂದು ಸಾರಿದರು.

ಪ್ರತಿಫಲವನ್ನು ಸರ್ವ ಸಂಪೂರ್ಣ ಪಡೆಯುವರು. ಮಾತ್ರವಲ್ಲದೆ ಅಲ್ಲಾಹ್ ಅವರಿಗೆ ತನ್ನ ಅನುಗ್ರಹದಿಂದ ಇನ್ನಷ್ಟು ಹೆಚ್ಚು ಪುರಸ್ಕಾರವನ್ನು ದಯಪಾಲಿಸುವನು. ದಾಸ್ಯ-ಆರಾಧನೆಗೆ ಸಂಕೋಚ ಪಟ್ಟವರಿಗೆ ಹಾಗೂ ಅಹಂಭಾವ ತೋರಿಸಿದವರಿಗೆ ಅಲ್ಲಾಹ್ ವೇದನಾಯುಕ್ತ ಯಾತನೆ ಕೊಡುವನು. ಅವರು ಅಲ್ಲಾಹನ ಹೊರತು ಇತರ ಯಾರೆಲ್ಲರ ರಕ್ಷಣೆ ಮತ್ತು ಸಹಾಯಗಳ ಮೇಲೆ ಭರವಸೆಯನ್ನಿಡುತ್ತಾರೋ ಅವರ ಪೈಕಿ ಯಾರನ್ನೂ ಅಲ್ಲಿ ಕಾಣಲಾರರು.

174. ಓ ಜನರೇ, ನಿಮ್ಮ ಪಾಲಕ ಪ್ರಭುವಿನ ವತಿಯಿಂದ ನಿಮ್ಮ ಬಳಿಗೆ ಸುವ್ಯಕ್ತ ಪ್ರಮಾಣವು ಬಂದು ಬಿಟ್ಟಿದೆ. ನಾವು ನಿಮಗೆ ಸ್ಪಷ್ಟವಾಗಿ ದಾರಿ ತೋರಿಸಿಕೊಡುವಂತಹ ಜ್ಯೋತಿಯನ್ನು ಕಳುಹಿಸಿದ್ದೇವೆ.

175. ಇನ್ನು ಯಾರು ಅಲ್ಲಾಹನ ಮಾತನ್ನು ಕೇಳಿ ನಡೆಯುವರೋ ಮತ್ತು ಅವನ ಅಭಯವನ್ನರಸುವರೋ ಅವರನ್ನು ಅಲ್ಲಾಹ್ ತನ್ನ ಕೃಪೆ ಹಾಗೂ ತನ್ನ ಅನುಗ್ರಹಗಳ ಆಶ್ರಯದಲ್ಲಿ ತೆಗೆದುಕೊಳ್ಳುವನು ಮತ್ತು ತನ್ನ ಕಡೆಗೆ ಬರುವ ನೇರ ಮಾರ್ಗವನ್ನು ತೋರಿಸಿಕೊಡುವನು.

176. ಓ ಪೈಗಂಬರರೇ, ಜನರು ನಿಮ್ಮೊಡನೆ 'ಕಲಾಲ:'ದ¹⁰³ ಕುರಿತು ಧರ್ಮವಿಧಿ ಕೇಳುತ್ತಾರೆ. ಹೇಳಿರಿ: ಅಲ್ಲಾಹ್ ನಿಮಗೆ ಹೀಗೆ ಧರ್ಮವಿಧಿ ಕೊಡುತ್ತಾನೆ. ಯಾರಾದರೂ ಸಂತತಿಹೀನನಾಗಿ ಮೃತಪಟ್ಟರೆ ಮತ್ತು ಅವನಿಗೆ ಒಬ್ಬಳೇ ಸಹೋದರಿ¹⁰⁴ ಇದ್ದರೆ, ಅವಳು ಅವನು ಬಿಟ್ಟುಹೋಗುವ ಸೊತ್ತಿನಿಂದ ಅರ್ಧಾಂಶ ಪಡೆಯುವಳು ಮತ್ತು ಸಹೋದರಿಯು ಸಂತತಿ ವಿಹೀನಳಾಗಿ

فَيَوْمَئِذٍ لَهُمْ أَجُورُهُمْ وَيَزِيدُهُمْ مِمَّنْ
فَضَلَّهِمْ وَأَنَا الَّذِينَ اسْتَكْفَرُوا اسْتَكْبَرُوا
فَيَعْلَمُ بِهِمْ عَدَاةَ أَبِي إِيْمَاءَةَ وَلَا يُجِدُونَ لَهُمْ
مِنْ دُونِ اللَّهِ وَلِيًّا وَلَا نَصِيرًا ﴿١٧٤﴾

بِأَيِّهَا النَّاسُ قَدْ جَاءَكُمْ بُرْهَانٌ مِّنْ
رَّبِّكُمْ وَأَنْزَلْنَا إِلَيْكُمْ نُورًا مُّبِينًا ﴿١٧٥﴾

فَأَمَّا الَّذِينَ آمَنُوا بِاللَّهِ وَعَتَمُوا بِهَا
فَسَيُدْخِلُهُمْ فِي رَحْمَةٍ مِّنْهُ وَفَضْلٍ
وَيَهْدِيهِمْ إِلَى صِرَاطٍ مُسْتَقِيمٍ ﴿١٧٦﴾

سَيَسْأَلُونَكَ قُلُوبَ اللَّهِ يُفْتِيكُمْ فِي الْكَلِمَاتِ
إِنْ أَمْرٌ أَهْلَكَ لَيْسَ لَهُ وَكْدٌ وَأَلَهُ الْخُتْبُ
فَلَهَا نِصْفٌ مَّا تَرَكَ وَهُوَ يَرِثُهَا إِنْ لَمْ
يَكُنْ لَهَا وَكْدٌ وَإِنْ كَانَتْ اثْنَتَيْنِ فَلَهُمَا
الثُّلُثُ مِمَّا تَرَكَ وَإِنْ كَانَتْ إِخْوَةً

103. 'ಕಲಾಲ:' ಎಂದರೆ ಭಿನ್ನಾಭಿಪ್ರಾಯವೆಂದರ್ಥ. ಕೆಲವರ ಪ್ರಕಾರ ಮಕ್ಕಳಿಲ್ಲದ ಮತ್ತು ತಂದೆ-ತಾಯಂದಿರೂ ಬದುಕಿಲ್ಲದ ವ್ಯಕ್ತಿಯನ್ನು ಕಲಾಲ: ಎನ್ನುತ್ತಾರೆ. ಇನ್ನು ಕೆಲವರ ಪ್ರಕಾರ ಮಕ್ಕಳಿಲ್ಲದೆ ನಿಧನನಾಗುವವನನ್ನು ಕಲಾಲ: ಎನ್ನುತ್ತಾರೆ. ಆದರೆ ಹೆಚ್ಚಿನ ಕರ್ಮಶಾಸ್ತ್ರಜ್ಞರು ಇದು ಮೊದಲ ಅರ್ಥದಲ್ಲೇ ಪ್ರಯೋಗವಾಗುತ್ತದೆ ಎಂಬ ಹ. ಅಬೂಬಕರ್(ರ) ಅಭಿಪ್ರಾಯವನ್ನು ಮಾನ್ಯ ಮಾಡುತ್ತಾರೆ. ಪವಿತ್ರ ಕುರ್ಆನಿನಲ್ಲೂ ಇದಕ್ಕೆ ಸಮರ್ಥನೆ ದೊರೆಯುತ್ತದೆ. ಏಕೆಂದರೆ ಅದರಲ್ಲಿ ಕಲಾಲ:ನ ಸಹೋದರಿ ಅರ್ಧಾಂಶ ಸೊತ್ತಿನ ವಾರೀಸುದಾರಳು ಎನ್ನಲಾಗಿದೆ. ಕಲಾಲ:ನ ತಂದೆ ಜೀವಂತವಿರುತ್ತಿದ್ದರೆ ಅವನ ಸೋದರಿಗೆ ಸೊತ್ತಿನಲ್ಲಿ ಪಾಲು ಸಿಗುವ ಪ್ರಮೇಯವೇ ಉದ್ಭವಿಸುವುದಿಲ್ಲ.


104. ಇಲ್ಲಿ ಮೃತನ ತಂದೆ-ತಾಯಿಗಳಿಲ್ಲದ ಮೂಲಕವೂ ಅಥವಾ ತಂದೆಯ ಮೂಲಕ ಮಾತ್ರ ಸಂಬಂಧ ಹೊಂದಿರುವ ಸೋದರ-ಸೋದರಿಯರ ಆಸ್ತಿಯ ಹಕ್ಕನ್ನು ಪ್ರಸ್ತಾಪಿಸಲಾಗಿದೆ. ಹ. ಅಬೂಬಕರ್(ರ) ಒಮ್ಮೆ ಪ್ರವಚನವೊಂದರಲ್ಲಿ ಇದರ ಅರ್ಥವನ್ನು ವಿವರಿಸಿದ್ದರು. ಆ ಬಗ್ಗೆ ಸಹಾಬಿಗಳಾರೂ ಆಕ್ಷೇಪವತ್ತಿರಲಿಲ್ಲ. ಆದ್ದರಿಂದ ಇದು ಸರ್ವಸಮ್ಮತ ವಿಷಯವಾಗಿದೆ.

ಮೃತಳಾದರೆ, ಸಹೋದರನು ಅವಳ ವಾರೀಸುದಾರನಾಗುವನು.¹⁰⁵ ಮೃತನ ವಾರೀಸುದಾರರಾಗಿ ಇಬ್ಬರು ಸಹೋದರಿಯರಿದ್ದರೆ ಅವರು ಸೊತ್ತಿನ ಮೂರರಲ್ಲರಡಂಶದ ಹಕ್ಕುದಾರರಾಗುವರು.¹⁰⁶ ಅನೇಕ ಮಂದಿ ಸಹೋದರ ಸಹೋದರಿಯರಿದ್ದರೆ ಸ್ತ್ರೀಯರಿಗೆ ಒಂದು ಮತ್ತು ಪುರುಷರಿಗೆ ಇಮ್ಮಡಿ ಪಾಲು ಸಿಗುವುದು. ನೀವು ದಾರಿತಪ್ಪಿ ಅಲೆಯದಂತೆ ಅಲ್ಲಾಹನು ನಿಮಗಾಗಿ ಆದೇಶಗಳನ್ನು ವಿಶದೀಕರಿಸುತ್ತಾನೆ. ಅಲ್ಲಾಹನು ಪ್ರತಿಯೊಂದು ವಸ್ತುವಿನ ಜ್ಞಾನವುಳ್ಳವನಾಗಿರುತ್ತಾನೆ.

رَّجَالًا وَنِسَاءً فَلِلَّذَكَرِ مِثْلُ حَظِّ
الْمُنثَقِينَ يَبَيِّنُ اللَّهُ لَكُمْ أَنْ تَضِلُّوا
وَاللَّهُ بِكُلِّ شَيْءٍ عَلِيمٌ ﴿١٧١﴾

﴿١٧١﴾

105. ಅರ್ಥಾತ್- ಇತರ ಅಧಿಕೃತ ಹಕ್ಕುದಾರರಲ್ಲದಿದ್ದರೆ ಸಹೋದರನು ಆಕೆಯ ಪೂರ್ಣ ಸೊತ್ತಿಗೆ ವಾರೀಸುದಾರನಾಗುವನು. ಇತರ ಹಕ್ಕುದಾರರು ಇದ್ದ ಪಕ್ಷದಲ್ಲಿ (ಉದಾ: ಪತಿ), ಅವರ ಪಾಲನ್ನು ನೀಡಿದ ಬಳಿಕ ಉಳಿದ ಸೊತ್ತು ಸಹೋದರನಿಗೆ ಸಿಗುವುದು.
106. ಎರಡಕ್ಕಿಂತ ಹೆಚ್ಚು ಸೋದರಿಯರಿದ್ದರೂ ಈ ಆದೇಶ ಅನ್ವಯಿಸುತ್ತದೆ.



(ಅವತೀರ್ಣ - ಮದೀನಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಓ ಸತ್ಯವಿಶ್ವಾಸಿಗಳೇ, ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸಿರಿ.¹ ನಿಮಗೆ 'ಅನ್‌ಆಮ್' ವರ್ಗದ ಎಲ್ಲ ಪ್ರಾಣಿಗಳನ್ನು ಧರ್ಮ ಸಮ್ಮತಗೊಳಿಸಲಾಗಿದೆ;² ಮುಂದೆ ತಿಳಿಸಲ್ಪಡುವ ಪ್ರಾಣಿಗಳ ಹೊರತು - ಆದರೆ ಇಹ್ರಾಮಿನ ಸ್ಥಿತಿಯಲ್ಲಿ ನೀವು ಬೇಟೆಯನ್ನು ಧರ್ಮಸಮ್ಮತಗೊಳಿಸಿಕೊಳ್ಳಬೇಡಿರಿ. ನಿಸ್ಸಂದೇಹವಾಗಿಯೂ ಅಲ್ಲಾಹನು ತಾನಿಚ್ಛಿಸುವ ಆಜ್ಞೆಯನ್ನು ನೀಡುತ್ತಾನೆ.

يَا أَيُّهَا الَّذِينَ آمَنُوا أَوْفُوا بِالْعُقُودِ أُحِلَّتْ لَكُمْ بَهِيمَةُ الْأَنْعَامِ إِلَّا مَا يُتْلَى عَلَيْكُمْ غَيْرَ مُجْلَى الصَّيْرِ وَأَنْتُمْ حُرْمٌ إِنَّ اللَّهَ يَحْكُمُ مَا يُرِيدُ

2. ಓ ಸತ್ಯವಿಶ್ವಾಸಿಗಳೇ, ದೇವೋಪಾಸನೆಯ 'ಲಾಂಛನ'ಗಳನ್ನು ಅವಮಾನಿಸಬೇಡಿರಿ.³ ನಿಷಿದ್ಧ ಮಾಸಗಳ ಪೈಕಿ ಯಾವುದನ್ನೂ ಧರ್ಮಸಮ್ಮತಗೊಳಿಸಬಾರದು. ಬಲಿ ಪ್ರಾಣಿಗಳನ್ನು ಪೀಡಿಸ ಬಾರದು. ಅಲ್ಲಾಹನಿಗೆ ಮುಡಿಪಾಗಿರಿಸಿದ್ದರ ದ್ಯೋತಕವಾಗಿ ಕೊರಳಲ್ಲಿ ಪಟ್ಟಿಯಿರುವ ಪ್ರಾಣಿಗಳನ್ನು ಪೀಡಿಸಬಾರದು. ತಮ್ಮ

يَا أَيُّهَا الَّذِينَ آمَنُوا لَا تَحِلُّوا شَعَائِرَ اللَّهِ وَلَا الشَّهْرَ الْحَرَامَ وَلَا الْهَدْيَ وَلَا الْقَلَائِدَ وَلَا آمِينَ الْبَيْتِ الْحَرَامِ يَبْتَغُونَ فَضْلًا مِّن رَّبِّهِمْ وَرِضْوَانًا

1. ಅರ್ಥಾತ್- ನಿಮ್ಮ ಮೇಲೆ ವಿಧಿಸಲಾಗಿರುವ ಮೇರೆ ಮತ್ತು ನಿಬಂಧನೆಗಳನ್ನು ಪಾಲಿಸಿರಿ.
2. 'ಅನ್‌ಆಮ್' ಎಂಬ ಪದವು ಅರಬಿ ಭಾಷೆಯಲ್ಲಿ ಒಂಟೆ, ಹಸು, ಕುರಿ, ಆಡು ಇತ್ಯಾದಿ ಜಾನುವಾರುಗಳಿಗೆ ಪ್ರಯೋಗವಾಗುತ್ತದೆ. 'ಬಹೀಮ' ಎಂದು ಎಲ್ಲಾ ಚತುಷ್ಟಾದಿಗಳಿಗೂ ಹೇಳುತ್ತಾರೆ. "ಜಾನುವಾರಿನ ರೂಪದ ಎಲ್ಲಾ ಚತುಷ್ಟಾದಿಗಳನ್ನು ನಿಮಗೆ ಧರ್ಮಸಮ್ಮತಗೊಳಿಸಲಾಗಿದೆ." ಅಂದರೆ ಕೋರೆ ಹಲ್ಲುಗಳಿಲ್ಲದ, ಮಾಂಸಾಹಾರದ ಬದಲಿಗೆ ಸಸ್ಯಾಹಾರ ಸೇವಿಸುವ, ಪ್ರಾಣಿ ಸದೃಶ ಗುಣಗಳಲ್ಲಿ ಜಾನುವಾರುಗಳಿಗೆ ಹೋಲುವ ಎಲ್ಲಾ ಚತುಷ್ಟಾದಿ ಜಾನುವಾರುಗಳು. "ಬೇಟೆಯಾಡಿ ತಿನ್ನುವ ಪ್ರಾಣಿ ಮತ್ತು ಪಕ್ಷಿಗಳು, ಸತ್ತ ಪ್ರಾಣಿಯ ಮಾಂಸ ಭಕ್ಷಿಸುವ ಪ್ರಾಣಿಗಳು ನಿಷಿದ್ಧವಾಗಿವೆ" ಎನ್ನುವ ಮೂಲಕ ಪ್ರವಾದಿವರ್ಯರು(ಸ) ಇದಕ್ಕೆ ಸೃಷ್ಟೀಕರಣ ನೀಡಿದ್ದಾರೆ.
3. ಯಾವುದೇ ಪಂಥ, ವಿಶ್ವಾಸ, ತತ್ವಾದರ್ಶ ಅಥವಾ ವ್ಯವಸ್ಥೆಯನ್ನು ಪ್ರತಿನಿಧಿಸುವ ಎಲ್ಲಾ ವಸ್ತುಗಳು ಅದರ ಲಾಂಛನಗಳೆನಿಸಿಕೊಳ್ಳುತ್ತವೆ. ಏಕೆಂದರೆ ಅವು ಅದರ ಸೂಚಕ ಮತ್ತು ಗುರುತುಗಳಾಗಿವೆ. ಸರ್ಕಾರಿ ಧ್ವಜ, ಸೇನೆ ಮತ್ತು ಆರಕ್ಷಕರ ಸಮವಸ್ತ್ರ, ನಾಣ್ಯಗಳು, ನೋಟುಗಳು, ಅಂಚೆಚೀಟಿ ಇತ್ಯಾದಿಗಳು ಸರ್ಕಾರದ ಚಿಹ್ನೆಗಳಾಗಿವೆ. ಚರ್ಚು, ಬಲಿಪೀಠ ಮತ್ತು ಶಿಲುಬೆ ಕ್ರೈಸ್ತ ಧರ್ಮದ ಲಾಂಛನಗಳಾಗಿವೆ. ಜುಟ್ಟು, ಜನಿವಾರ ಮತ್ತು ಮಂದಿರ ಬ್ರಾಹ್ಮಣರ ಲಾಂಛನಗಳಾಗಿವೆ. ಕೇಶ, ಕಡಗ ಮತ್ತು ಕೃಪಾಣ ಸಿಕ್ಖ್ ಧರ್ಮದ ಲಾಂಛನಗಳಾಗಿವೆ. ಕತ್ತಿ ಮತ್ತು ಸುತ್ತಿಗೆ ಕಮ್ಯುನಿಸಮ್‌ನ ಲಾಂಛನವಾಗಿದೆ. ಈ ಎಲ್ಲಾ ಪಂಥಗಳು ತಮ್ಮ ಹಿಂಬಾಲಕರು ಆ ಲಾಂಛನಗಳನ್ನು ಗೌರವಿಸಬೇಕೆಂದು ಬಯಸುತ್ತವೆ. ಯಾವುದೇ ವ್ಯವಸ್ಥೆಯ ಲಾಂಛನಗಳ ಪೈಕಿ ಯಾವುದಾದರೂ ಒಂದಕ್ಕೆ ಯಾರಾದರೂ ಅಗೌರವ ತೋರಿದರೆ ಅವನು ಆ

ಪ್ರಭುವಿನ ಅನುಗ್ರಹ ಹಾಗೂ ಅವನ ಸಂಪ್ರೀತಿಯನ್ನರಸುತ್ತ ಪವಿತ್ರಾಲಯ(ಕಅಬಾ)ದ ಕಡೆ ಹೋಗುತ್ತಿರುವವರನ್ನು ಕಣಕಬಾರದು. ಇಹ್ರಾಮಿನ ಸ್ಥಿತಿಯು ಮುಗಿದ ಬಳಿಕ ನೀವು ಬೇಟೆಯಾಡಬಹುದು. ಒಂದು ಕೂಟವು ನಿಮಗೆ 'ಮಸ್ಜಿದುಲ್ ಹರಾಮ್'ನ ದಾರಿಯನ್ನು ಮುಚ್ಚಿ ಬಿಟ್ಟುದರ ಬಗ್ಗೆ ನಿಮಗಿರುವ ಕೋಪವು ನಿಮ್ಮನ್ನು ಅಯುಕ್ತ ರೀತಿಯ ಅತಿರೇಕಗಳನ್ನೆಸಗುವಷ್ಟು ಉದ್ರೇಕಿಸದಿರಲಿ.⁴ ಪುಣ್ಯ ಹಾಗೂ ದೇವಭಯದ ಕಾರ್ಯಗಳಲ್ಲಿ ಎಲ್ಲರ ಚೊತೆ ಸಹಕರಿಸಿರಿ ಮತ್ತು ಪಾಪ ಹಾಗೂ ಅತಿರೇಕ ಕಾರ್ಯಗಳಲ್ಲಿ ಯಾರೊಂದಿಗೂ ಸಹಕರಿಸಬೇಡಿರಿ. ಅಲ್ಲಾಹನನ್ನು ಭಯಪಡಿರಿ. ಅವನ ಶಿಕ್ಷೆಯು ಅತ್ಯಂತ ಕಠಿಣವಾಗಿರುತ್ತದೆ.

3. ನಿಮಗೆ ಇವು ನಿಷಿದ್ಧಗೊಳಿಸಲ್ಪಟ್ಟಿವೆ - ಶವ, ರಕ್ತ, ಹಂದಿಮಾಂಸ, ಅಲ್ಲಾಹನ ಹೊರತು ಇತರರ ಹೆಸರಲ್ಲಿ 'ದಿಬ್ಬಾ' ಮಾಡಲ್ಪಟ್ಟು (ಚೂರಿ ಹಾಕಲ್ಪಟ್ಟು) ಪ್ರಾಣಿ, ಉಸಿರುಕಟ್ಟಿ ಅಥವಾ ಪೆಟ್ಟು ತಾಗಿ ಅಥವಾ ಎತ್ತರದಿಂದ ಬಿದ್ದು ಅಥವಾ ಘರ್ಷಿಸಲ್ಪಟ್ಟು ಅಥವಾ ಕ್ರೂರವ್ಯಗದಿಂದ ಹರಿದು ಹಾಕಲ್ಪಟ್ಟು ಸತ್ತ ಪ್ರಾಣಿ. - ಆದರೆ ನೀವು ಜೀವಂತ ಪಡೆದು 'ದಿಬ್ಬಾ' ಮಾಡಿದ ಪ್ರಾಣಿಯು ಇದಕ್ಕೆ ಹೊರತಾಗಿದೆ. ಯಾವುದಾದರೂ ಗುಡಿಯ⁵ ಮುಂದೆ ಬಲಿಕೊಡಲ್ಪಟ್ಟು ಪ್ರಾಣಿ, ಅಲ್ಲದೆ ಜೂಜಿನ ಮೂಲಕ ಅದೃಷ್ಟ ಪರಿಶ್ಕೆ ಮಾಡುವುದು ಇವೆಲ್ಲ ಧರ್ಮಭ್ರಷ್ಟತೆಯ ಕಾರ್ಯಗಳು. ಇಂದು ಸತ್ಯನಿಷೇಧಿಗಳಿಗೆ ನಿಮ್ಮ ಧರ್ಮದ ಬಗ್ಗೆ

وَإِذَا حَلَلْتُمْ فَاصْطَادُوا وَلَا يَجْرِمَكُمْ
شَتَائِنُ قَوْمٍ أَنْ صَدُّوكُمْ عَنِ الْمَسْجِدِ
الْحَرَامِ أَنْ تَعْتَدُوا وَمَنْ تَعَاوَنُوا عَلَى
الْبِرِّ وَالتَّقْوَىٰ وَلَا تَعَاوَنُوا عَلَى
الْإِثْمِ وَالْعُدْوَانِ ۗ وَاتَّقُوا اللَّهَ ۚ إِنَّ
اللَّهَ شَدِيدُ الْعِقَابِ ۝

حُرِّمَتْ عَلَيْكُمُ الْمَيْتَةُ وَالدَّمُ وَلَحْمُ
الْخِنْزِيرِ وَمَا أَهَلَ لِغَيْرِ اللَّهِ بِهِ وَالْمُنْجَفَتَةُ
وَالْمَوْقُوذَةُ وَالْمُتَرَدِّيَةُ وَالتَّطْيِئَةُ
وَمَا أَكَلَ السَّبْعُ إِلَّا مَا ذَكَّيْتُمْ
وَمَا ذُبِحَ عَلَى النُّصُبِ وَأَنْ تَسْتَقْسِمُوا
بِالْأَسْمَاءِ ۗ ذَٰلِكُمْ فِسْقٌ ۗ الْيَوْمَ يَمْسُكُ
الَّذِينَ كَفَرُوا مِنْ دِينِكُمْ فَلَا تَحْشَوْهُمْ
وَاحْشَوْنِ ۗ الْيَوْمَ أَكْمَلْتُ لَكُمْ دِينَكُمْ

ವ್ಯವಸ್ಥೆಯೊಂದಿಗೆ ವೈರತ್ಯ ಹೊಂದಿರುವುದನ್ನು ಅದು ಸೂಚಿಸುತ್ತದೆ. ಅಗೌರವ ತೋರುವವನು ಆ ವ್ಯವಸ್ಥೆಯ ಅಡಿಯಲ್ಲಿರುವವನೇ ಆಗಿದ್ದರೆ ಅವನ ವರ್ತನೆ ವ್ಯವಸ್ಥೆಯ ವಿರುದ್ಧ ನಡೆಸುವ ಬಂಡಾಯಕ್ಕೆ ಸಮಾನವಾಗಿದೆ. 'ಶಆಇರುಲ್ಲಾಹ್' (ಅಲ್ಲಾಹನ ಲಾಂಛನಗಳು) ಎಂದರೆ, ಬಹುದೇವಾರಾಧನೆ, ಸತ್ಯನಿಷೇಧ, ನಾಸ್ತಿಕತೆಗೆ ವಿರುದ್ಧವಾಗಿ ನಿಷ್ಕಳಂಕ ಏಕದೇವೋಪಾಸನೆಯ ವಿಶ್ವಾಸವನ್ನು ಪ್ರತಿನಿಧಿಸುವ ಎಲ್ಲಾ ಗುರುತು ಮತ್ತು ಸಂಕೇತಗಳಾಗಿವೆ.

4. ಸತ್ಯ ನಿಷೇಧಿಗಳು ಆಗ ಕಅಬಾ ಸಂದರ್ಶನದಿಂದ ಮುಸ್ಲಿಮರನ್ನು ತಡೆಯುವ ಮೂಲಕ ಹಜ್ಜ್‌ಕರ್ಮದಿಂದ ಅವರನ್ನು ವಂಚಿತಗೊಳಿಸಿದ್ದರು. ಆದ್ದರಿಂದ ಇಸ್ಲಾಮೀ ಆಕ್ರಮಿತ ಪ್ರದೇಶಗಳ ಮೂಲಕ ಹಾದು ಹೋಗುವ ಸತ್ಯನಿಷೇಧಿಗಳ ಗೋತ್ರಗಳನ್ನು ಹಜ್ಜ್‌ನಿಂದ ತಡೆಯಬೇಕು ಮತ್ತು ಹಜ್ಜ್‌ನ ಕಾಲದಲ್ಲಿ ಅವರ ಯಾತ್ರಾ ತಂಡಗಳ ಮೇಲೆ ದಾಳಿ ನಡೆಸಬೇಕು ಎಂಬ ಭಾವನೆ ಮುಸ್ಲಿಮರಲ್ಲಿ ಮೊಳೆಯಿತು. ಆದರೆ ಅಲ್ಲಾಹನು ಈ ಸೂಕ್ತವನ್ನು ಅವತೀರ್ಣಗೊಳಿಸುವ ಮೂಲಕ ಅವರನ್ನು ಇಂತಹ ವಿಚಾರಗಳಿಂದ ತಡೆದನು.
5. ಮೂಲದಲ್ಲಿ 'ನುಸುಬ್' ಎಂಬ ಪದ ಪ್ರಯೋಗವಾಗಿದೆ. ಅರ್ಥಾತ್ ಅಲ್ಲಾಹೇತರರಿಗೆ ಹರಕೆ ಹೊರಲಿಕ್ಕಾಗಿ ಮತ್ತು ಬಲಿಯರ್ಪಿಸಲಿಕ್ಕಾಗಿ ಜನರು ನಿಗದಿಪಡಿಸಿರುವ ಎಲ್ಲಾ ಸ್ಥಳಗಳಾಗಿವೆ. ಅಲ್ಲಿ ಯಾವುದೇ ಕಲ್ನು ಅಥವಾ ಮರದ ಮೂರ್ತಿ ಇದ್ದರೂ ಇಲ್ಲದಿದ್ದರೂ ಸರಿಯೇ. ಯಾವುದೇ ಪುಣ್ಯಪುರುಷ, ದೇವಿ, ದೇವತೆ ಅಥವಾ ಬಹುದೇವಾರಾಧನೆಯಿಂದ ಕೂಡಿದ ಯಾವುದಾದರೂ ವಿಶ್ವಾಸದೊಂದಿಗೆ ಗುರುತಿಸಲ್ಪಡುವ ಇಂತಹ ಸ್ಥಳಗಳನ್ನು ನಮ್ಮ ಭಾಷೆಯಲ್ಲಿ 'ಗುಡಿ' ಎನ್ನುತ್ತೇವೆ. ಇಂತಹ ಯಾವುದೇ ಸ್ಥಳಗಳಲ್ಲಿ ಕೊಯ್ಯಲ್ಪಟ್ಟ ಪ್ರಾಣಿ ನಿಷಿದ್ಧವಾಗಿದೆ.

ಸಂಪೂರ್ಣ ನಿರಾಶೆಯುಂಟಾಗಿರುತ್ತದೆ. ಆದುದರಿಂದ ನೀವು ಅವರನ್ನು ಭಯ ಪಡಬೇಡಿರಿ; ನನ್ನನ್ನು ಭಯಪಡಿರಿ.⁶ ಇಂದು ನಾನು ನಿಮ್ಮ ಧರ್ಮವನ್ನು ನಿಮಗಾಗಿ ಪರಿಪೂರ್ಣಗೊಳಿಸಿದ್ದೇನೆ. ನನ್ನ ಕೊಡುಗೆಯನ್ನು ನಿಮ್ಮ ಮೇಲೆ ಪರಿಪೂರ್ಣಗೊಳಿಸಿದ್ದೇನೆ ಮತ್ತು ಇಸ್ಲಾಮನ್ನು ನಿಮ್ಮ ಧರ್ಮವೆಂಬ ನೆಲೆಯಲ್ಲಿ ಅಂಗೀಕರಿಸಿದ್ದೇನೆ. (ಆದುದರಿಂದ ನಿಮಗೆ ವಿಧಿಸಿರುವ ಸಮೃತ ಮತ್ತು ನಿಷೇಧದ ನಿರ್ಬಂಧಗಳನ್ನು ಪಾಲಿಸಿರಿ.)⁷ ಆದರೆ ಪಾಪದ ಕಡೆಗೆ ಒಲವಿಲ್ಲದೆ ಹಸಿವೆಯಿಂದ ವಿವಶನಾಗಿ ಯಾರಾದರೂ ಅವುಗಳ ಪೈಕಿ ಏನನ್ನಾದರೂ ತಿಂದು ಬಿಟ್ಟರೆ, ಅಲ್ಲಾಹನು ನಿಶ್ಚಯವಾಗಿಯೂ ಮಹಾ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.⁸

وَأَسَمْتُ عَلَيْكُمْ نِعْمَتِي وَرَضِيْتُ لَكُمْ
الْإِسْلَامَ دِينًا فَسَمِنَ اضْطَرَّ فِي
مَخْصَصَةٍ غَيْرَ مُتَجَانِفٍ لِإِيْتِمَارِكُمْ
اللَّهُ غَفُورٌ رَحِيمٌ

4. ತಮಗೆ ಏನೇನಲ್ಲ ಧರ್ಮಸಮೃತಗೊಳಿಸಲ್ಪಟ್ಟಿದೆ ಎಂದು ಜನರು ಕೇಳುತ್ತಾರೆ. ಹೇಳಿರಿ:- ನಿಮಗೆ ಎಲ್ಲಾ ಶುದ್ಧ ವಸ್ತುಗಳು ಧರ್ಮ ಸಮೃತಗೊಳಿಸಲ್ಪಟ್ಟಿವೆ.⁹ ನೀವು ಪಳಗಿಸಿದ ಪ್ರಾಣಿಗಳು-

بَيَّعْتُكُمْ مَا ذَا أَحَلَّ لَهُمْ قُلُّ أَحَلَّ
لَكُمْ الطَّيِّبَاتِ وَمَا عَلَيَّتُمْ مِنَ الْجَوَارِحِ

6. ಇಲ್ಲಿ 'ಇಂದು' ಎಂದು ಹೇಳಲಾಗಿರುವುದು ನಿರ್ದಿಷ್ಟ ದಿನ ಮತ್ತು ದಿನಾಂಕಕ್ಕೆ ಅಲ್ಲ. ಅದರ ಅರ್ಥ ಈ ಸೂಕ್ತಗಳು ಅವತೀರ್ಣಗೊಂಡ ಸಂದರ್ಭವೆಂದಾಗಿದೆ. ಈಗಿನ ಕಾಲಕ್ಕೆ 'ಇಂದು' ಎಂಬ ಪದವನ್ನು ಬಳಸುವ ರೂಢಿ ನಮ್ಮ ಭಾಷೆಯಲ್ಲೂ ಇದೆ. "ಸತ್ಯನಿಷೇಧಿಗಳಿಗೆ ನಿಮ್ಮ ಧರ್ಮದ ಬಗ್ಗೆ ಸಂಪೂರ್ಣ ನಿರಾಶೆಯುಂಟಾಗಿರುತ್ತದೆ" ಎಂದರೆ ಈಗ ನಿಮ್ಮ ಧರ್ಮವು ಒಂದು ಸ್ಥಾಯಿ ವ್ಯವಸ್ಥೆಯಾಗಿ ಮಾರ್ಪಟ್ಟಿದ್ದು ತನ್ನ ಅಧಿಕಾರ ಬಲದೊಂದಿಗೆ ಜಾರಿಗೊಂಡಿದೆ ಹಾಗೂ ಸ್ಥಾಪಿಸಲ್ಪಟ್ಟಿದೆ. ಅದನ್ನು ಅಳಿಸಿ ಹಾಕಿ ನಿಮ್ಮನ್ನು ಮತ್ತೆ ಅಜ್ಞಾನದಡೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಸತ್ಯನಿಷೇಧಿಗಳು ಸಂಪೂರ್ಣ ನಿರಾಶರಾಗಿದ್ದಾರೆ ಎಂದರ್ಥ. "ಆದುದರಿಂದ ನೀವು ಅವರನ್ನು ಭಯಪಡಬೇಡಿರಿ. ನನ್ನನ್ನು ಭಯಪಡಿರಿ" ಎಂದರೆ ಧರ್ಮದ ಆದೇಶ ಮತ್ತು ಮಾರ್ಗದರ್ಶನವನ್ನು ಪಾಲಿಸಲು ಯಾವುದೇ ಸತ್ಯನಿಷೇಧಿ ಶಕ್ತಿಯ ಪ್ರಾಬಲ್ಯ, ಕ್ರೋಧ ಮತ್ತು ಪ್ರತಿರೋಧವನ್ನು ನೀವು ಭಯಪಡಬೇಕಾಗಿಲ್ಲ. ನೀವು ಈಗ ದೇವನನ್ನು ಮಾತ್ರ ಭಯಪಡಬೇಕು. ಅವನ ಆದೇಶಗಳ ಪಾಲನೆಯಲ್ಲಿ ಯಾವುದೇ ರೀತಿಯ ಚ್ಯುತಿಯುಂಟಾದರೆ ನಿಮ್ಮನ್ನು ಮನ್ನಿಸಿ ಬಿಡಲು ಯಾವುದೇ ನೆಪಗಳು ಈಗ ಉಳಿದಿಲ್ಲ ಎಂದರ್ಥ.
7. ಧರ್ಮವನ್ನು ಪರಿಪೂರ್ಣಗೊಳಿಸುವುದೆಂದರೆ ಜೀವನದ ಸಕಲ ಸಮಸ್ಯೆಗಳಿಗೂ ತಾತ್ವಿಕ ಮತ್ತು ಸವಿವರವಾದ ಪರಿಹಾರವಿರುವ ಹಾಗೂ ಸನ್ಮಾರ್ಗದರ್ಶನಕ್ಕೆ ಯಾವುದೇ ಸಂದರ್ಭದಲ್ಲಿ ಬೇರೆಡೆಗೆ ನೋಡುವ ಅವಶ್ಯಕತೆಯೇ ತಲೆದೋರದ ರೀತಿಯಲ್ಲಿ ಅದನ್ನು ವೈಚಾರಿಕ, ಕ್ರಿಯಾತ್ಮಕ, ನಾಗರಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆಯನ್ನಾಗಿ ಮಾಡಿ ಬಿಡುವುದಾಗಿದೆ. ಕೊಡುಗೆಯನ್ನು (ನಿಆಮತ್) ಪರಿಪೂರ್ಣಗೊಳಿಸುವುದೆಂದರೆ ಸನ್ಮಾರ್ಗದರ್ಶನದ ಕೊಡುಗೆಯನ್ನು ಪರಿಪೂರ್ಣಗೊಳಿಸುವುದಾಗಿದೆ. ಇಸ್ಲಾಮನ್ನು ಧರ್ಮದ ರೂಪದಲ್ಲಿ ಅಂಗೀಕರಿಸುವುದೆಂದರೆ- ನನ್ನ ಅನುಸರಣೆ ಮತ್ತು ದಾಸ್ಯ ಮಾಡುವ ಪ್ರತಿಜ್ಞೆಯನ್ನು ನೀವು ನಿಮ್ಮ ಪ್ರಯತ್ನ ಮತ್ತು ವರ್ತನೆಗಳ ಮೂಲಕ ಸತ್ಯ ಮತ್ತು ಪ್ರಾಮಾಣಿಕವೆಂದು ಸಾಬೀತುಗೊಳಿಸಿದ್ದೀರಿ, ಆದ್ದರಿಂದ ನಾನು ಅದನ್ನು ಸ್ವೀಕರಿಸಿದ್ದೇನೆ. ನನ್ನ ಹೊರತು ಬೇರೆಲ್ಲರ ದಾಸ್ಯದ ಶೃಂಖಲೆಯಿಂದ ಮುಕ್ತವಾಗಿರಬಹುದಾದ ಸ್ಥಿತಿಗೆ ನಿಮ್ಮನ್ನು ತಲಪಿಸಿದ್ದೇನೆ. ನನ್ನ ಅನುಸರಣಶೀಲತೆ ನಿಮ್ಮ ಪಾಲಿಗೆ ಕೇವಲ ವಿಶ್ವಾಸಕ್ಕೆ ಸೀಮಿತವಾಗಿಲ್ಲ. ವ್ಯಾವಹಾರಿಕ ಜೀವನದಲ್ಲೂ ನನ್ನ ಹೊರತು ಬೇರಾವ ಅನುಸರಣೆಯನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ನಿಮಗೆ ಉಳಿದಿಲ್ಲ ಎಂದಾಗಿದೆ.
8. ವಿವರಣೆಗಾಗಿ ಅಲ್ ಬಕರಃ ಅಧ್ಯಾಯದ 52ನೇ ಟಿಪ್ಪಣಿ ನೋಡಿರಿ.
9. ಸಿಂಧುವಾದ ಎಲ್ಲಾ ವಸ್ತುಗಳ ವಿವರಣೆಗಳನ್ನು ತಿಳಿಸಬೇಕು. ಅದರ ಹೊರತು ಉಳಿದೆಲ್ಲಾ ವಸ್ತುಗಳನ್ನು ನಿಷಿದ್ಧವೆಂದು ಭಾವಿಸಲು ಇದರಿಂದ ಸಾಧ್ಯವಾಗುತ್ತದೆಂಬುದು ಪ್ರಶ್ನೆ ಕೇಳುವವರ ಉದ್ದೇಶವಾಗಿತ್ತು. ಅದಕ್ಕೆ ಉತ್ತರವಾಗಿ ಕುರ್ಆನಿನಲ್ಲಿ ನಿಷಿದ್ಧ ವಸ್ತುಗಳ ವಿವರಣೆ ನೀಡಲಾಗಿದೆ. ಅನಂತರ ಶುದ್ಧ ವಸ್ತುಗಳೆಲ್ಲವೂ ಧರ್ಮಸಮೃತವೆಂಬ ಸಾರ್ವತ್ರಿಕ ಆದೇಶ ನೀಡಲಾಗಿದೆ. ಹೀಗೆ ಪುರಾತನ

ದೇವದತ್ತವಾದ ಜ್ಞಾನದ ಆಧಾರದಲ್ಲಿ ನೀವು ಬೇಟೆಯಾಡಲು ಕಲಿಸಿಕೊಟ್ಟ ಪ್ರಾಣಿಗಳು - ನಿಮಗಾಗಿ ಹಿಡಿದಿಟ್ಟ ಪ್ರಾಣಿಗಳನ್ನೂ ನೀವು ತಿನ್ನಬಹುದು.¹⁰ ಆದರೆ ಅದರ ಮೇಲೆ ಅಲ್ಲಾಹನ ನಾಮವನ್ನು ಚ್ಚರಿಸಿಕೊಳ್ಳಿರಿ.¹¹ ಅಲ್ಲಾಹನ ನಿಯಮೋಲ್ಲಂಘನೆ ಮಾಡುವ ಕುರಿತು ಭಯಪಡಿರಿ. ಲೆಕ್ಕ ಪರಿಶೋಧಿಸಲು ಅಲ್ಲಾಹನಿಗೆ ವಿಳಂಬವಾಗುವುದಿಲ್ಲ.

مَكَلِّبِينَ تَعْلَمُونَهُنَّ مِمَّا عَلَّمَكُمُ اللَّهُ
فَكُلُوا مِمَّا أَمْسَكَنَّ عَلَيْكُمْ وَاذْكُرُوا اسْمَ
اللَّهِ عَلَيْهِ وَاتَّقُوا اللَّهَ إِنَّ اللَّهَ
سَرِيعُ الْحِسَابِ ﴿٤﴾

5. ಇಂದು ನಿಮಗೆ ಸಕಲ ಶುದ್ಧ ವಸ್ತುಗಳೂ 'ಧರ್ಮಸಮ್ಮತ' ಮಾಡಲ್ಪಟ್ಟಿವೆ. ಗ್ರಂಥದವರ ಆಹಾರ ನಿಮಗೂ ನಿಮ್ಮ ಆಹಾರ ಅವರಿಗೂ 'ಧರ್ಮಸಮ್ಮತ' ಆಗಿರುತ್ತದೆ.¹² ಸುಶೀಲ ಸ್ತ್ರೀಯರು - ಅವರು ಸತ್ಯವಿಶ್ವಾಸಿ ವರ್ಗದವರಿಂದಲಿ ಅಥವಾ ನಿಮಗಿಂತ ಮುಂಚೆ ಗ್ರಂಥ ನೀಡಲ್ಪಟ್ಟ ವರ್ಗದವರಿಂದಲಿ¹³- ನೀವು ಅವರಿಗೆ 'ವಿವಾಹದನ' ಕೊಟ್ಟು ವಿವಾಹದಲ್ಲಿ ಅವರ ರಕ್ಷಕರಾದರೆ ನಿಮಗೆ ಅವರು ಧರ್ಮಸಮ್ಮತ ಆಗಿರುತ್ತಾರೆ. ಅನಿಯಂತ್ರಿತ ಲೈಂಗಿಕ

أَيُّومَ أَحَلَّ لَكُمْ الطَّيِّبَاتُ وَطَعَامُ
الَّذِينَ أَدْتُوا الْكِتَابَ حَلَّ لَكُمْ وَطَعَامُكُمْ
حَلَّ لَهُمْ وَالْمُحْصَنَاتُ مِنَ الْمُؤْمِنَاتِ
وَالْمُحْصَنَاتُ مِنَ الَّذِينَ أَدْتُوا الْكِتَابَ
مِنْ قَبْلِكُمْ إِذَا آتَيْتُمُوهُنَّ أُجُورَهُنَّ
مُحْصِنِينَ غَيْرِ مُسْفِحِينَ وَلَا مَتَّخِذِي

ಧರ್ಮವಿಧಿ ತಲೆಕೆಳಗಾಯಿತು. ಯಾವುದನ್ನು ಧರ್ಮಸಮ್ಮತವೆಂದು ಸಾರಲಾಗಿದೆಯೋ ಅದರ ಹೊರತು ಉಳಿದುದೆಲ್ಲವೂ ನಿಷಿದ್ಧವಾಗಿದೆ ಎಂಬುದು ಪುರಾತನ ಧಾರ್ಮಿಕ ವಿಧಿಯಾಗಿತ್ತು. ಅಶುದ್ಧ ವಸ್ತುಗಳನ್ನೂ ಧರ್ಮಸಮ್ಮತಗೊಳಿಸಲು ಪ್ರಯತ್ನಿಸಬಾರದೆಂಬ ಕಾರಣಕ್ಕಾಗಿ ಧರ್ಮಸಮ್ಮತ ವಸ್ತುಗಳು ಶುದ್ಧವಾದುದಾಗಿರಬೇಕೆಂಬ ಶರತ್ತು ವಿಧಿಸಲಾಗಿದೆ, ಇನ್ನು ವಸ್ತುಗಳನ್ನು ಶುದ್ಧವೆಂದು ಪರಿಗಣಿಸುವುದು ಹೇಗೆ ಎಂಬ ಪ್ರಶ್ನೆ ಉದ್ಭವಿಸಬಹುದು. ಶರೀಅತ್‌ನ ಯಾವುದೇ ವಿಧಿಯ ಆಧಾರದಲ್ಲಿ ಅಶುದ್ಧವೆಂದು ಪರಿಗಣಿಸಲ್ಪಡುವ, ಮನುಷ್ಯನ ಸಹಜ ಸ್ವಭಾವಕ್ಕೆ ಅಸಹ್ಯವೆನಿಸುವ, ತನ್ನ ನೈಸರ್ಗಿಕ ಶುಚಿತ್ವದ ಕಲ್ಪನೆಗೆ ವಿರುದ್ಧವಾದುದೆಂದು ಸುಸಂಸ್ಕೃತ ವ್ಯಕ್ತಿಗೆ ಭಾವವಾಗುವ ವಸ್ತುಗಳ ಹೊರತು ಉಳಿದುದೆಲ್ಲವೂ ಶುದ್ಧವಾಗಿದೆ.

10. ಬೇಟೆಯ ಪ್ರಾಣಿಗಳೆಂದರೆ ಮಾನವ ಇತರ ಪ್ರಾಣಿಗಳ ಬೇಟೆಗಾಗಿ ಬಳಸುವ ನಾಯಿ, ಚಿರತೆ, ಗರುಡ, ಗಿಡುಗ ಮತ್ತಿತರ ಪ್ರಾಣಿ ಮತ್ತು ಪಕ್ಷಿಗಳಾಗಿವೆ. ಪಳಗಿಸಲ್ಪಟ್ಟ ಪ್ರಾಣಿಗಳ ವಿಶೇಷತೆ ಏನೆಂದರೆ ಅವು ಇತರ ಕ್ರೂರ ಮೃಗಗಳಂತೆ ಪ್ರಾಣಿಯನ್ನು ಹರಿದು ತಿನ್ನದೆ ಅದನ್ನು ತನ್ನ ಯಜಮಾನನಿಗಾಗಿ ಹಿಡಿದಿರಿಸುತ್ತದೆ. ಆದ್ದರಿಂದಲೇ ಕ್ರೂರ ಪ್ರಾಣಿಗಳು ಬೇಟೆಯಾಡಿ ಹಿಡಿದ ಪ್ರಾಣಿಗಳು ನಿಷಿದ್ಧವಾಗಿವೆ. ಪಳಗಿಸಿದ ಪ್ರಾಣಿಗಳು ಬೇಟೆಯಾಡಿದ ಪ್ರಾಣಿಗಳು ಧರ್ಮಸಮ್ಮತವಾಗಿದೆ.
11. ಅರ್ಥಾತ್- ಬೇಟೆಯ ಪ್ರಾಣಿಯನ್ನು ಬೇಟೆಗಾಗಿ ಬಿಡುವಾಗ 'ಬಿಸ್ಮಿಲ್ಲಾಹ್' ಹೇಳಿರಿ. ಬೇಟೆಯ ಪ್ರಾಣಿಯನ್ನು ಬೇಟೆಗಾಗಿ ಬಿಡುವಾಗ ದೇವನಾಮವನ್ನು ಉಚ್ಚರಿಸುವುದು ಅವಶ್ಯಕ ಎಂಬ ನಿಯಮ ಈ ಸೂಕ್ತದಿಂದ ತಿಳಿದುಬರುತ್ತದೆ. ಅನಂತರ ಬೇಟೆಯಾಡಲ್ಪಟ್ಟ ಪ್ರಾಣಿ ಜೀವಿಸಿದ್ದರೆ ಅದನ್ನು ಅಲ್ಲಾಹನ ಹೆಸರಿನಲ್ಲಿ ದಿಬ್ಬ ಮಾಡಬೇಕಾಗಿದೆ. ಜೀವಿಸಿರದಿದ್ದರೆ ದಿಬ್ಬ ಮಾಡದೆಯೇ ಅದು ಧರ್ಮಸಮ್ಮತವಾಗಿದೆ. ಏಕೆಂದರೆ ಬೇಟೆಯ ಪ್ರಾಣಿಯನ್ನು ಬಿಡುವಾಗಲೇ ಅಲ್ಲಾಹನ ಹೆಸರಿನಲ್ಲಿ ಉಚ್ಚರಿಸಿ ಬಾಣಕ್ಕೂ ಇದೇ ನಿಯಮ ಅನ್ವಯವಾಗುತ್ತದೆ.
12. 'ಗ್ರಂಥದವರ ಆಹಾರ'ದಲ್ಲಿ ಅವರು ದಿಬ್ಬ ಮಾಡಿದ ಪ್ರಾಣಿಗಳೂ ಸೇರಿವೆ. ನಮಗೆ ಅವರ ಹಾಗೂ ಅವರಿಗೆ ನಮ್ಮ ಆಹಾರ ಧರ್ಮಸಮ್ಮತವಾಗಿದೆ ಎಂದರೆ ನಮ್ಮ ಮತ್ತು ಅವರ ನಡುವೆ ತಿನ್ನುವ-ಕುಡಿಯುವ ವಿಚಾರದಲ್ಲಿ ಯಾವುದೇ ತೊಡಕು ಅಥವಾ ಅಸ್ಪೃಶ್ಯತೆ ಇಲ್ಲ. ಅವರು ನಮ್ಮ ಜತೆಗೆ ಆಹಾರ ಸೇವಿಸಬಹುದಾಗಿದೆ ಮತ್ತು ನಾವು ಅವರ ಜತೆಗೂ. ಆದರೆ ಈ ಸಾರ್ವತ್ರಿಕ ಅನುಮತಿ ನೀಡುವುದಕ್ಕೆ ಮೊದಲೂ "ನಿಮಗೆ ಶುದ್ಧ ವಸ್ತುಗಳು ಧರ್ಮಸಮ್ಮತವಾಗಿವೆ" ಎಂಬ ಪ್ರಸ್ತಾವವನ್ನು ಪುನರುಚ್ಚರಿಸಲಾಗಿದೆ. ಶರೀಅತ್‌ನ ಆಧಾರದಲ್ಲಿ ಅವಶ್ಯಕವೆನಿಸುವಂತಹ ಶುಚಿತ್ವದ ನಿಯಮಗಳನ್ನು ಗ್ರಂಥದವರು ಪಾಲಿಸದೆ ಹೋದರೆ, ಅಥವಾ ಅವರ ಆಹಾರದಲ್ಲಿ ವರ್ಜಿಸಬೇಕಾದಂತಹ ನಿಷಿದ್ಧ ವಸ್ತುಗಳು ಸೇರಿದ್ದರೆ ಅವುಗಳನ್ನು ತೊರೆಯಬೇಕಾಗಿದೆ. ಉದಾ: ಅಲ್ಲಾಹನ ಹೆಸರಿನಲ್ಲಿ ಅಥವಾ ಅಲ್ಲಾಹೇತರರ ಹೆಸರಿನಲ್ಲಿ ದಿಬ್ಬ ಮಾಡಲಾದ ಪ್ರಾಣಿಗಳ ಮಾಂಸ ಸೇವನೆ ನಮ್ಮ ಪಾಲಿಗೆ ಧರ್ಮಸಮ್ಮತವಲ್ಲ.
13. ಅರ್ಥಾತ್- ಕ್ರೈಸ್ತರು ಮತ್ತು ಯಹೂದಿಯರು. ನಿಕಾಹ್ ಮಾಡಿಕೊಳ್ಳುವ ಅನುಮತಿ ಈ ಸ್ತ್ರೀಯರೊಂದಿಗೆ ಮಾತ್ರವಿದೆ. ಅದರ ಜತೆಗೆ

ಸಂಬಂಧವಿರಿಸಿಕೊಳ್ಳುವುದು ಅಥವಾ ರಹಸ್ಯ ಕಾಮುಕರಾಗಿರುವುದು ಸಲ್ಲದು. ಸತ್ಯವಿಶ್ವಾಸ ನೀತಿಯಲ್ಲಿ ನಡೆಯಲು ನಿರಾಕರಿಸಿದವನ ಜೀವನದ ಸಂಪೂರ್ಣ ಕರ್ಮವು ವ್ಯರ್ಥವಾಗುವುದು ಮತ್ತು ಅವನು ಪರಲೋಕದಲ್ಲಿ ದಿವಾಳಿಕೋರನಾಗುವನು.

6. ಓ ಸತ್ಯವಿಶ್ವಾಸಿಗಳೇ, ನೀವು ನಮಾಝಿಗಂದು ಹೊರಟಾಗ ನಿಮ್ಮ ಮುಖಗಳನ್ನು ಮತ್ತು ಮೊಣಕೈ ಗಂಟುಗಳವರೆಗೆ ಕೈಗಳನ್ನು ತೊಳೆದುಕೊಳ್ಳಿರಿ. ತಲೆಯನ್ನು ಸವರಿ ಮತ್ತು ಹರಡು ಗಂಟುಗಳ ತನಕ ಕಾಲುಗಳನ್ನು ತೊಳೆದುಕೊಳ್ಳಿರಿ.¹⁴ 'ಜನಾಬತ್' (ವೀರ್ಯಸ್ಥಲನಾ ನಂತರದ ಮಾಲಿನ್ಯ) ಸ್ಥಿತಿಯಲ್ಲಿದ್ದರೆ ಸ್ನಾನ ಮಾಡಿ ಶುದ್ಧರಾಗಿಕೊಳ್ಳಿರಿ. ನೀವು ಅನಾರೋಗ್ಯ ದಿಂದಿದ್ದರೆ ಅಥವಾ ಪ್ರಯಾಣದಲ್ಲಿದ್ದರೆ ಅಥವಾ ನಿಮ್ಮಲ್ಲಾರಾದರೂ ಮಲಮೂತ್ರ ವಿಸರ್ಜನೆ ಮಾಡಿ ಬಂದರೆ ಅಥವಾ ನೀವು ಸ್ತ್ರೀಯರನ್ನು ಸ್ಪರ್ಶಿಸಿದ್ದರೆ ಮತ್ತು ಆ ಬಳಿಕ ನೀರು ಸಿಗದಿದ್ದರೆ, ಶುದ್ಧ ಮಣ್ಣನ್ನು ಉಪಯೋಗಿಸಿಕೊಳ್ಳಿರಿ. ಅದರ ಮೇಲೆ ಹಸ್ತಗಳನ್ನು ಬಡಿದು ನಿಮ್ಮ ಮುಖ ಮತ್ತು ಕೈಗಳ ಮೇಲೆ ಸವರಿಕೊಳ್ಳಿರಿ.¹⁵ ಅಲ್ಲಾಹನು ನಿಮ್ಮ ಜೀವನವನ್ನು ಸಂಕುಚಿತಗೊಳಿಸಲಿಚ್ಛಿಸುವುದಿಲ್ಲ. ಬದಲಾಗಿ ನೀವು ಕೃತಜ್ಞರಾಗಲೆಂದು, ಅವನು ನಿಮ್ಮನ್ನು ಪರಿಶುದ್ಧಗೊಳಿಸಲಿಕ್ಕೂ ನಿಮ್ಮ ಮೇಲೆ ತನ್ನ ಕೊಡುಗೆಗಳನ್ನು ಪರಿಪೂರ್ಣಗೊಳಿಸಲಿಕ್ಕೂ ಇಚ್ಛಿಸುತ್ತಾನೆ.

7. ಅಲ್ಲಾಹನು ನಿಮಗೆ ದಯವಾಲಿಸಿದ ಭವ್ಯ ಕೊಡುಗೆಯನ್ನು ಸ್ಮರಿಸಿರಿ ಮತ್ತು ಅವನು ನಿಮ್ಮಿಂದ ಪಡೆದಿರುವ ಆ ಬಲವಾದ ಕರಾರನ್ನು ಮರೆಯಬೇಡಿರಿ. ಅರ್ಥಾತ್ "ನಾವು ಆಲಿಸಿದವು ಮತ್ತು ಅನುಸರಣೆಯನ್ನು ಸ್ವೀಕರಿಸಿದವು" ಎಂಬ ನಿಮ್ಮ

أَخْدَانٍ وَمَنْ يَكْفُرْ بِالْإِيمَانِ فَقَدْ حَبِطَ عَمَلُهُ وَهُوَ فِي الْآخِرَةِ مِنَ الْخَسِرِينَ ۝

يَا أَيُّهَا الَّذِينَ آمَنُوا إِذَا قُمْتُمْ إِلَى الصَّلَاةِ فَاغْسِلُوا وُجُوهَكُمْ وَأَيْدِيَكُمْ إِلَى الْمَرَافِقِ وَامْسَحُوا بِرُءُوسِكُمْ وَأَسْرُجَلِكُمْ إِلَى الْكَعْبَيْنِ وَإِنْ كُنْتُمْ جُنُبًا فَاطَّهَّرُوا وَإِنْ كُنْتُمْ مَرْضَىٰ أَوْ عَلَىٰ سَفَرٍ أَوْ جَاءَ أَحَدٌ مِنْكُمْ مِنَ الْغَائِطِ أَوْ لَمَسْتُمُ النِّسَاءَ فَلَمْ تَجِدُوا مَاءً فَتَيَمَّمُوا صَعِيدًا طَيِّبًا فَامْسَحُوا بِرُءُوسِكُمْ وَأَيْدِيكُمْ مِنْهُ ۗ مَا يُرِيدُ اللَّهُ لِيَجْعَلَ عَلَيْكُمْ مِنْ حَرَجٍ وَلَٰكِنْ يُرِيدُ لِيُطَهِّرَكُمْ وَلِيُتِمَّمَ نِعْمَتَهُ عَلَيْكُمْ لَعَلَّكُمْ تَشْكُرُونَ ①

وَادْكُرُوا نِعْمَةَ اللَّهِ عَلَيْكُمْ وَمِيثَاقَهُ الَّتِي بَيْنَكُمْ وَبَيْنَهُ إِذْ قُلْتُمْ سَمِعْنَا وَأَطَعْنَا وَاتَّقُوا اللَّهَ إِنَّ اللَّهَ عَلِيمٌ

ಅವರು 'ಮುಹನ್ನಾತ್' (ಸುರಕ್ಷಿತ ಸ್ತ್ರೀಯರು) ಆಗಿರಬೇಕೆಂಬ ಶರತ್ತನ್ನೂ ವಿಧಿಸಲಾಗಿದೆ. ಅರ್ಥಾತ್ ಅವರು ಸ್ವಚ್ಛಂದ ಮನೋವೃತ್ತಿಯ ಸ್ತ್ರೀಯರಾಗಿರಬಾರದು. ನಂತರದ ಸೂಕ್ತದಲ್ಲಿ ಕೈಸ್ತ ಅಥವಾ ಯಹೂದಿ ಸ್ತ್ರೀಗಾಗಿ ತನ್ನ ವಿಶ್ವಾಸವನ್ನು ಕಳೆದುಕೊಳ್ಳಬಾರದು ಎಂಬ ಎಚ್ಚರಿಕೆಯನ್ನೂ ನೀಡಲಾಗಿದೆ.

14. ಈ ಆದೇಶಕ್ಕೆ ಪ್ರವಾದಿವರ್ಯ(ಸ) ನೀಡಿರುವ ವಿವರಣೆಯಿಂದ ಮುಖ ತೊಳೆಯುವುದರಲ್ಲಿ ಬಾಯಿ ಮುಕ್ಕಳಿಸುವುದು ಮತ್ತು ಮೂಗನ್ನು ಶುಚಿಗೊಳಿಸುವುದೂ ಸೇರಿದೆ ಎಂದು ವ್ಯಕ್ತವಾಗುತ್ತದೆ. ಅದರ ಹೊರತು ಮುಖ ತೊಳೆಯುವಿಕೆ ಪೂರ್ತಿಯಾಗದು. ಕಿವಿ ತಲೆಯ ಭಾಗವಾಗಿದೆ. ಆದ್ದರಿಂದ ತಲೆ ಸವರುವುದರಲ್ಲಿ ಕಿವಿಯ ಒಳಗಿನ ಮತ್ತು ಹೊರಗಿನ ಭಾಗಗಳನ್ನು ಸವರುವುದೂ ಸೇರಿದೆ. ಅಲ್ಲದೆ ವುಝೂ ಮಾಡುವ ಮುನ್ನ ಕೈಯನ್ನು ತೊಳೆದು ಕೊಳ್ಳಬೇಕು. ಏಕೆಂದರೆ ಕೈಯ ಮೂಲಕ ವುಝೂ ಮಾಡುವುದರಿಂದ ಅದು ಮೊದಲು ಶುಚಿಯಾಗಬೇಕು.

15. ವಿವರಣೆಗಾಗಿ ಅನಿಸಾ ಅಧ್ಯಾಯದ 41 ಮತ್ತು 43ನೆಯ ಟಿಪ್ಪಣಿಯನ್ನು ನೋಡಿರಿ.

ಕರಾರು. ಅಲ್ಲಾಹನನ್ನು ಭಯಪಡಿರಿ. ಅಲ್ಲಾಹ್ ಹೃದಯ ಗಳೊಳಗಿನ ರಹಸ್ಯಗಳನ್ನೂ ತಿಳಿದಿರುತ್ತಾನೆ.

بَدَاتِ الصُّدُورِ ①

8. ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಿಗಾಗಿ ಸತ್ಯದಲ್ಲೇ ನೆಲೆನಿಲ್ಲುವವರೂ ನ್ಯಾಯದ ಸಾಕ್ಷ್ಯವಹಿಸುವವರೂ ಆಗಿರಿ. ಒಂದು ವಿಭಾಗದ ಮೇಲಿನ ದ್ವೇಷವು ನಿಮ್ಮನ್ನು ನ್ಯಾಯದಿಂದ ವಿಮುಖರಾಗುವಷ್ಟು ರೇಗಿಸದಿರಲಿ. ನ್ಯಾಯ ಪಾಲಿಸಿರಿ. ಇದು ದೇವಭಯಕ್ಕೆ ಹೆಚ್ಚು ಅನುಗುಣವಾಗಿರುತ್ತದೆ. ಅಲ್ಲಾಹನನ್ನು ಭಯಪಟ್ಟು ವರ್ತಿಸಿರಿ. ನೀವು ಮಾಡುತ್ತಿರುವುದನ್ನೆಲ್ಲ ಅಲ್ಲಾಹನು ಚೆನ್ನಾಗಿ ಅರಿಯುವವನಾಗಿದ್ದಾನೆ.

يَا أَيُّهَا الَّذِينَ آمَنُوا كُونُوا قَوَّامِينَ لِلَّهِ
شُهَدَاءَ بِالْقِسْطِ وَلَا يَجْرِمَنَّكُمْ شَنَا
نُ قَوْمٍ عَلَىٰ آلَا تَعْدِلُوا طَاعِدُوا هُوَ أَقْرَبُ
لِلتَّقْوَىٰ وَاتَّقُوا اللَّهَ إِنَّ اللَّهَ خَبِيرٌ بِمَا تَعْمَلُونَ ①

9. ಸತ್ಯವಿಶ್ವಾಸವನ್ನು ಸ್ವೀಕರಿಸಿ ಸತ್ಯರ್ಮ ಮಾಡುವವರಿಗೆ ಅವರ ಅಪರಾಧಗಳನ್ನು ಮನ್ನಿಸಲಾಗುವುದೆಂದೂ ಅವರಿಗೆ ಮಹತ್ವಾದ ಪ್ರತಿಫಲ ಸಿಗುವುದೆಂದೂ ಅಲ್ಲಾಹನು ವಾಗ್ದಾನವಿತ್ತಿರುತ್ತಾನೆ.

وَعَدَ اللَّهُ الَّذِينَ آمَنُوا وَعَمِلُوا الصَّالِحَاتِ
لَهُمْ مَغْفِرَةٌ وَأَجْرٌ عَظِيمٌ ①

10. ಆದರೆ, ಯಾರು ಸತ್ಯವನ್ನು ನಿರಾಕರಿಸಿ ಅಲ್ಲಾಹನ ನಿದರ್ಶನಗಳನ್ನು ಸುಳ್ಳಾಗಿಸುವರೋ, ಅಂಥವರು ನರಕಕ್ಕೆ ಹೋಗುವರು.

وَالَّذِينَ كَفَرُوا وَكَذَّبُوا بِآيَاتِنَا
أُولَٰئِكَ أَصْحَابُ الْجَحِيمِ ①

11. ಓ ಸತ್ಯವಿಶ್ವಾಸಿಗಳೇ, (ಇತ್ತೀಚೆಗೆ) ಒಂದು ವಿಭಾಗವು ನಿಮ್ಮ ಮೇಲೆ ಕೈ ಮಾಡಲು ಯತ್ನಿಸಿದಾಗ ಅಲ್ಲಾಹನು ಅವರ ಕೈಗಳನ್ನು ನಿಮ್ಮ ಮೇಲೆರದಂತೆ ತಡೆಯುವ ಮೂಲಕ ನಿಮ್ಮ ಮೇಲೆ ಮಾಡಿದ ಉಪಕಾರವನ್ನು ಸ್ಮರಿಸಿರಿ.¹⁶ ಅಲ್ಲಾಹನನ್ನು ಭಯಪಟ್ಟು ವರ್ತಿಸಿರಿ. ಸತ್ಯವಿಶ್ವಾಸವುಳ್ಳವರು ಅಲ್ಲಾಹನ ಮೇಲೆಯೇ ಭರವಸೆ ಯನ್ನಿರಿಸಿಕೊಳ್ಳಬೇಕು.

يَا أَيُّهَا الَّذِينَ آمَنُوا إِذْ كُرُوا نِعْمَتَ اللَّهِ
عَلَيْكُمْ إِذْ هَمَّ قَوْمٌ أَنْ يَبْسُطُوا إِلَيْكُمْ
أَيْدِيَهُمْ فَكَفَّ أَيْدِيَهُمْ عَنْكُمْ وَاتَّقُوا
اللَّهَ ① وَعَلَى اللَّهِ فَلْتَتَوَكَّلِ الْمُؤْمِنُونَ ①

12. ಅಲ್ಲಾಹನು ಬನೀಇಸ್ರಾಅಲರಿಂದ ಬಲವಾದ ಕರಾರನ್ನು ಪಡೆದಿದ್ದನು ಮತ್ತು ಅವರೊಳಗಿಂದ ಹನ್ನೆರಡು 'ನಕೀಬ'¹⁷ (ಮೇಲ್ವಿಚಾರಕ)ರನ್ನು ನೇಮಕ ಮಾಡಿದ್ದನು. ಅವರೊಡನೆ,

وَلَقَدْ أَخَذَ اللَّهُ مِيثَاقَ بَنِي إِسْرَائِيلَ
وَبَعَثْنَا مِنْهُمُ اثْنَيْ عَشَرَ نَقِيبًا وَقَالَ

16. ಇದು ಹ. ಅಬ್ದುಲ್ಲಾ ಬಿನ್ ಅಬ್ಬಾಸ್(ರ) ಉಲ್ಲೇಖಿಸಿದ ಘಟನೆಯ ಕಡೆಗಿರುವ ಸೂಚನೆ. ಯಹೂದಿಗಳ ಒಂದು ಗುಂಪು ಪ್ರವಾದಿವರ್ಯರು(ಸ) ಮತ್ತವರ ಆಪ್ತ ಸಂಗಾತಿಗಳನ್ನು ಔತಣಕ್ಕೆ ಆಹ್ವಾನಿಸಿತ್ತು. ಹಠಾತ್ತನೆ ಅವರ ಮೇಲೆ ದಾಳಿ ಮಾಡಿ ಇಸ್ಲಾಮನ್ನು ಮುಗಿಸಿ ಬಿಡುವ ಗುಪ್ತ ಸಂಚಿನ್ನು ಅವರು ಸಿದ್ಧಪಡಿಸಿದ್ದರು. ಆದರೆ ಅಲ್ಲಾಹನ ಅನುಗ್ರಹದಿಂದ ಅದೇ ವೇಳೆಯಲ್ಲಿ ಆ ಸಂಚಿನ ಬಗ್ಗೆ ಪ್ರವಾದಿವರ್ಯರಿಗೆ(ಸ) ಸುಳಿವು ದೊರೆಯಿತು ಮತ್ತು ಅವರು ಔತಣಕ್ಕೆ ಹೋಗದೆ ಉಳಿದರು.

17. 'ನಕೀಬ್' ಎಂದರೆ ಮೇಲ್ವಿಚಾರಣೆ ಮತ್ತು ಅನ್ವೇಷಣೆ ನಡೆಸುವವನು. ಬನೀಇಸ್ರಾಅಲರಲ್ಲಿ ಹನ್ನೆರಡು ಗೋತ್ರಗಳಿದ್ದವು. ಅಲ್ಲಾಹನು ಆ ಪೈಕಿ ಪ್ರತಿಯೊಂದು ಗೋತ್ರದವರೂ ತಮ್ಮವರಿಂದಲೇ ಒಬ್ಬನನ್ನು ಮೇಲ್ವಿಚಾರಕನನ್ನಾಗಿ ನೇಮಿಸಬೇಕು ಮತ್ತು ಅವನು ಅವರ ಮೇಲೆ ನಿಗಾ ಇಡಬೇಕು, ಅವರನ್ನು ಧರ್ಮರಾಹಿತ್ಯ ಮತ್ತು ಅನ್ಯತಿಕತೆಯಿಂದ ತಡೆಯಲು ಪ್ರಯತ್ನಿಸುತ್ತಿರಬೇಕು ಎಂದು ಅಲ್ಲಾಹನು ಆದೇಶಿಸಿದ್ದನು.

"ನಾನು ನಿಮ್ಮೊಂದಿಗಿದ್ದೇನೆ. ನೀವು ನಮಾಝನ್ನು ಸ್ಥಿರಪಡಿಸಿದರೆ, ರುಕ್ನಾತ್ ನೀಡಿದರೆ, ನನ್ನ ಸಂದೇಶವಾಹಕರ ಮೇಲೆ ವಿಶ್ವಾಸವಿರಿಸಿ ಕೊಂಡು ಅವರಿಗೆ ಸಹಾಯ ಮಾಡಿದರೆ ಮತ್ತು ಅಲ್ಲಾಹನಿಗೆ ಉತ್ತಮ ಸಾಲವನ್ನು ನೀಡುತ್ತಲಿದ್ದರೆ, ನಿಶ್ಚಯವಾಗಿಯೂ ನಾನು ನಿಮ್ಮ ಕೇಡುಗಳನ್ನೆಲ್ಲ ನಿಮ್ಮಿಂದ ನೀಗಿಸುವೆನು. ಮಾತ್ರವಲ್ಲದೆ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಲಿರುವಂತಹ ಸ್ವರ್ಗೋದ್ಯಾನಗಳಲ್ಲಿ ನಿಮಗೆ ಪ್ರವೇಶ ಕೊಡುವೆನು. ಆದರೆ, ಅನಂತರ ನಿಮ್ಮಲ್ಲಾರಾದರೂ 'ಧರ್ಮಧಿಕ್ಕಾರ' ನೀತಿಯನ್ನು ನುಸರಿಸಿದರೆ ನಿಜವಾಗಿಯೂ ಅವನು 'ಸವಾಲುಸ್ಸಬೀಲ' (ನೇರಮಾರ್ಗ)ನ್ನು ಕಳೆದುಕೊಂಡನು¹⁸ ಎಂದು ಹೇಳಿದ್ದನು.

13. ಅನಂತರ ಅವರು ತಮ್ಮ ಕರಾರನ್ನು ಮುರಿದ ಕಾರಣಕ್ಕಾಗಿಯೇ, ನಾವು ಅವರನ್ನು ನಮ್ಮ ಕೃಪೆಯಿಂದ ಬಹುದೂರ ಒಗೆದು ಬಿಟ್ಟೆವು ಮತ್ತು ಅವರ ಹೃದಯಗಳನ್ನು ಕಠಿಣಗೊಳಿಸಿದೆವು. ಈಗ ಅವರು ಶಬ್ದಗಳನ್ನು ಅದಲು ಬದಲುಗೊಳಿಸಿ, ಮಾತನ್ನು ಎಲ್ಲೆಲ್ಲೋ ಕೊಂಡೊಯ್ಯುತ್ತಾರೆ. ಅವರಿಗೆ ನೀಡಲಾಗಿದ್ದ ಜ್ಞಾನದ ಬಹು ದೊಡ್ಡ ಪಾಲನ್ನು ಅವರು ಮರೆತು ಬಿಟ್ಟಿದ್ದಾರೆ. ಅನು ದಿನವೂ ಅವರ ಅಪ್ರಾಮಾಣಿಕತೆಯ ಒಂದಲ್ಲೊಂದು ರಹಸ್ಯವು ನಿಮ್ಮ ಮುಂದೆ ಬೆಳಕಿಗೆ ಬರುತ್ತಲೇ ಇರುತ್ತದೆ. ಈ ದೋಷದಿಂದ ವಿರಹಿತರಾದವರು ಅವರಲ್ಲಿ ಅತಿ ವಿರಳ. (ಹೀಗಿರುತ್ತಾ, ಅವರು ಎಂತಹ ಕೀಟಲೆಗೈದರೂ ಅದು ಅವರಿಂದ ಪ್ರತೀಕ್ಷಿತವಾದುದೇ ಆಗಿರುತ್ತದೆ.) ಆದುದರಿಂದ ಅವರನ್ನು ಕ್ಷಮಿಸಿರಿ ಮತ್ತು ಅವರ ವರ್ತನೆಗಳನ್ನು ನಿರ್ಲಕ್ಷಿಸುತ್ತಲಿರಿ. ಅಲ್ಲಾಹನು ಸಜ್ಜನರನ್ನು ಪ್ರೀತಿಸುತ್ತಾನೆ.

14. ಇದೇ ರೀತಿಯಲ್ಲಿ 'ನಾವು ನಸಾರಾ'ಗಳು (ಕ್ರೈಸ್ತರು) ಎಂದು ಹೇಳಿಕೊಂಡಿದ್ದ ಜನರಿಂದಲೂ ನಾವು ಬಲವಾದ ಕರಾರನ್ನು ಪಡೆದಿದ್ದೆವು. ಆದರೆ ಅವರಿಗೂ ಕಲಿಸಿಕೊಡಲಾಗಿದ್ದ ಪಾಠದ ಒಂದು ದೊಡ್ಡ ಭಾಗವನ್ನು ಅವರು ಮರೆತುಬಿಟ್ಟರು. ಕೊನೆಗೆ ನಾವು ಅವರ ನಡುವೆ ಅಂತಿಮ ದಿವಸದ ತನಕವೂ ಹಗತನ ಮತ್ತು ಆಂತರಿಕ ದ್ವೇಷದ ಬೀಜವನ್ನು ಬಿತ್ತಿ ಬಿಟ್ಟೆವು. ಅವರು

اللَّهُ إِنِّي مَعَكُمْ لَئِنْ أَقَمْتُمُ الصَّلَاةَ وَ
آتَيْتُمُ الزَّكَاةَ وَآمَنْتُمْ بِرُسُلِي وَعَزَّرْتُمُوهُمْ
وَاقْرَأْتُمْ اللَّهَ قَرَضًا حَسَنًا لَّا أَكْفِرَنَّ
عَنْكُمْ سَيِّئَاتِكُمْ وَلَا دَخَلَنَّكُمْ جَنَّتٍ
تَجْرِي مِنْ تَحْتِهَا الْأَنْهَارُ فَمَنْ كَفَرَ بَعْدَ
ذَلِكَ مِنْكُمْ فَقَدْ ضَلَّ سَوَاءَ السَّبِيلِ ﴿١٣﴾

فِيمَا نَفَضْتُمْ مِنْهُم مِّثْقَالَ ذَرَّةٍ
قُلُوبَهُمْ قَسِيَةً يُحَرِّفُونَ الْكَلِمَ عَنْ
مَوَاضِعِهِمْ لَسُوا حَظًّا مِمَّا ذُكِّرُوا بِهِ
وَلَا تَرَالُ تَطَّلِعُ عَلَى خَآبٍ مِّنْهُمْ إِلَّا
قَلِيلًا مِّنْهُمْ فَاعْفُ عَنْهُمْ وَاصْفَحْ إِنَّ
اللَّهَ يُحِبُّ الْمُحْسِنِينَ ﴿١٤﴾

وَمِنَ الَّذِينَ قَالُوا إِنَّا نَصْرَى أَخَذْنَا
مِيثَاقَهُمْ فَنَسُوا حَظًّا مِمَّا ذُكِّرُوا بِهِ
فَاعْرَيْنَا بَيْنَهُمُ الْعَدَاوَةَ وَالْبَغْضَاءَ إِلَى
يَوْمِ الْقِيَامَةِ وَسَوْفَ يُنَبِّئُهُمُ اللَّهُ

18. 'ಸವಾಅಸ್ಸಬೀಲ' ಎಂದರೆ ಉದ್ದಿಷ್ಟ ತಾಣಕ್ಕೆ ತಲಪಲು ರಚಿಸಲಾದ ರಾಜಮಾರ್ಗವಾಗಿದೆ. ಅದನ್ನು ಕಳೆದುಕೊಳ್ಳುವುದೆಂದರೆ ರಾಜಮಾರ್ಗದಿಂದ ಸರಿದು ಕವಲುದಾರಿಯಲ್ಲಿ ದಾರಿತಪ್ಪಿ ನಡೆಯುವುದಾಗಿದೆ.

ಜಗತ್ತಿನಲ್ಲಿ ಏನು ನಿರ್ಮಿಸುತ್ತಿದ್ದರೆಂಬುದನ್ನು ಅಲ್ಲಾಹನು ಅವರಿಗೆ ತೋರಿಸುವ ದಿನವೊಂದು ಖಂಡಿತವಾಗಿಯೂ ಬರಲಿದೆ.

بِمَا كَانُوا يَصْنَعُونَ ﴿١٤﴾

15. ಓ ಗ್ರಂಥದವರೇ, ನೀವು ದೇವಗ್ರಂಥದಿಂದ ಮರೆಮಾಚುತ್ತಿದ್ದ ಅನೇಕ ವಿಷಯಗಳನ್ನು ನಿಮ್ಮೆದುರು ಪ್ರಕಟಪಡಿಸುತ್ತಿರುವ ನಮ್ಮ ಸಂದೇಶವಾಹಕರೊಬ್ಬರು ನಿಮ್ಮ ಬಳಿಗೆ ಬಂದು ಬಿಟ್ಟಿರುತ್ತಾರೆ ಮತ್ತು ಅವರು ಅನೇಕ ವಿಷಯಗಳನ್ನು ಕ್ಷಮಿಸಿ ಬಿಡುತ್ತಾರೆ.¹⁹ ಅಲ್ಲಾಹನ ವತಿಯಿಂದ ಒಂದು ಪ್ರಕಾಶ ಮತ್ತು ಒಂದು ಸುವ್ಯಕ್ತ ಗ್ರಂಥವು ನಿಮ್ಮ ಬಳಿಗೆ ಬಂದು ಬಿಟ್ಟಿದೆ.

يَا أَهْلَ الْكِتَابِ قَدْ جَاءَكُمْ رَسُولُنَا
يُبَيِّنُ لَكُمْ كَثِيرًا مِمَّا كُنْتُمْ تُخْفُونَ
مِنَ الْكِتَابِ وَيَعْفُوا عَنْ كَثِيرٍ قَدْ جَاءَكُمْ
مِنَ اللَّهِ نُورٌ وَكِتَابٌ مُبِينٌ ﴿١٥﴾

16. ಅದರ ಮೂಲಕ ಅಲ್ಲಾಹನು ತನ್ನ ಸಂಪ್ರೀತಿಯನ್ನು ಅಪೇಕ್ಷಿಸುವವರಿಗೆ ರಕ್ಷಾಮಾರ್ಗವನ್ನು ತೋರಿಸಿ ತನ್ನ ಇಚ್ಛೆಯಿಂದ ಅವರನ್ನು ಅಂಧಕಾರಗಳಿಂದ ಹೊರತೆಗೆದು ಪ್ರಕಾಶದ ಕಡೆಗೆ ಒಯ್ಯುತ್ತಾನೆ ಮತ್ತು ಸನ್ಮಾರ್ಗದತ್ತ ಅವರಿಗೆ ಮಾರ್ಗದರ್ಶನ ಮಾಡುತ್ತಾನೆ.

يَهْدِي بِهِ اللَّهُ مَنِ اتَّبَعَ رِضْوَانَهُ
سُبُلَ السَّلَامِ وَيُخْرِجُهُم مِّنَ الظُّلُمَاتِ
إِلَى النُّورِ بِإِذْنِهِ وَيَهْدِيهِمْ إِلَى
صِرَاطٍ مُسْتَقِيمٍ ﴿١٦﴾

17. ಮರ್ಯಮರ ಪುತ್ರ 'ಮಸೀಹ'ರನ್ನೇ ದೇವನೆನ್ನುವವರು ಖಂಡಿತವಾಗಿಯೂ 'ಸತ್ಯನಿಷೇಧ' ಮಾಡಿದರು. ಓ ಪೈಗಂಬರರೇ, ಅವರೊಡನೆ ಹೇಳಿರಿ:- "ಅಲ್ಲಾಹನು ಮರ್ಯಮರ ಪುತ್ರ ಮಸೀಹರನ್ನು, ಅವರ ಮಾತೆಯನ್ನು ಮತ್ತು ಸಕಲ ಭೂ ನಿವಾಸಿಗಳನ್ನು ನಾಶಮಾಡಿ ಬಿಡಲಿಚ್ಛಿಸಿದರೆ ಅವನನ್ನು ಆ ಇಚ್ಛೆಯಿಂದ ತಡೆಯುವ ಸಾಮರ್ಥ್ಯ ಯಾರಿಗಿದೆ? ಅಲ್ಲಾಹನು ಭೂಮಿ-ಆಕಾಶಗಳ ಮತ್ತು ಅವುಗಳ ನಡುವೆ ಇರುವ ಸಕಲ ವಸ್ತುಗಳ ಒಡೆಯನಾಗಿರುತ್ತಾನೆ. ಅವನು ತಾನಿಚ್ಛಿಸಿದುದನ್ನು ಸೃಷ್ಟಿಸುತ್ತಾನೆ.²⁰ ಅವನ ಮಹಿಮೆಯು ಎಲ್ಲವನ್ನೂ ಆವರಿಸಿಕೊಂಡಿದೆ.

لَقَدْ كَفَرَ الَّذِينَ قَالُوا إِنَّ اللَّهَ هُوَ
الْمَسِيحُ ابْنُ مَرْيَمَ قُلْ فَمَنْ يَمْلِكُ
مِنَ اللَّهِ شَيْئًا إِنْ أَرَادَ أَنْ يُهْلِكَ الْمَسِيحَ
ابْنَ مَرْيَمَ وَآمَنَةً وَمَنْ فِي الْأَرْضِ
جَبِيحًا ۗ وَاللَّهُ مُلْكُ السَّمَوَاتِ وَالْأَرْضِ
وَمَا بَيْنَهُمَا يَخْلُقُ مَا يَشَاءُ ۗ وَاللَّهُ
عَلَىٰ كُلِّ شَيْءٍ قَدِيرٌ ﴿١٧﴾

18. ನಾವು ಅಲ್ಲಾಹನ ಪುತ್ರರೂ ಆಪ್ತರೂ ಆಗಿರುತ್ತೇವೆಂದು ಯಹೂದಿಯರೂ ಕ್ರೈಸ್ತರೂ ಹೇಳುತ್ತಾರೆ. ಹಾಗಾದರೆ ಅವನು ನಿಮ್ಮನ್ನು ನಿಮ್ಮ ಪಾಪಗಳಿಗಾಗಿ ಶಿಕ್ಷಿಸುವುದೇಕೆಂದು ಕೇಳಿರಿ. ವಾಸ್ತವದಲ್ಲಿ ಅಲ್ಲಾಹನು ಸೃಷ್ಟಿಸಿದ ಇತರ ಮನುಷ್ಯರಂತೆ

وَقَالَتِ الْيَهُودُ وَالنَّصَارَى نَحْنُ أَبْنَاءُ
اللَّهِ وَأَحِبَّاؤُهُ قُلْ فَلِمَ يُعَذِّبُكُمْ
بِذُنُوبِكُمْ بَلْ أَنْتُمْ بَشَرٌ مِّمَّنْ خَلَقَ ۗ

19. ಅರ್ಥಾತ್- ಸತ್ಯಧರ್ಮದ ಸಂಸ್ಥಾಪನೆಗೆ ಅನಿವಾರ್ಯವಾದ ನಿಮ್ಮ ಕೆಲವು ಮುಚ್ಚುಮರೆ ಮತ್ತು ಅಪ್ರಾಮಾಣಿಕತೆಗಳನ್ನು ಅವರು ಬಯಲಿಗಳೆಂದು ತಿಳಿಯುತ್ತಾರೆ. ಬಯಲಿಗಳೆಂದು ಅವರು ಅನಿವಾರ್ಯವಲ್ಲದ ವಿಷಯಗಳನ್ನು ಅರಿತೂ ನಿರ್ಲಕ್ಷಿಸುತ್ತಾರೆ.

20. ಅರ್ಥಾತ್- ತಂದೆಯಿಲ್ಲದೆ ಹುಟ್ಟಿದ ಮಾತ್ರಕ್ಕಾಗಿ ನೀವು ಅವರನ್ನು ದೇವನನ್ನಾಗಿ ಮಾಡಿಕೊಂಡಿರಿ. ವಾಸ್ತವದಲ್ಲಿ ಅಲ್ಲಾಹನು ಯಾರನ್ನು ಹೇಗೆ ಬೇಕಾದರೂ ಸೃಷ್ಟಿಸಲು ಸಮರ್ಥನಿದ್ದಾನೆ. ಅಲ್ಲಾಹನು ಅಸಾಮಾನ್ಯ ರೂಪದಲ್ಲಿ ಸೃಷ್ಟಿಸಿದ ಮಾತ್ರಕ್ಕೆ ಯಾವುದೇ ದಾಸ ದೇವನಾಗಿ ಮಾರ್ಪಡುವುದಿಲ್ಲ.

ನೀವೂ ಮನುಷ್ಯರೇ ಆಗಿರುತ್ತೀರಿ. ಅವನು ತಾನಿಚ್ಛಿಸಿದವರನ್ನು ಕ್ಷಮಿಸುತ್ತಾನೆ ಮತ್ತು ತಾನಿಚ್ಛಿಸಿದವರನ್ನು ಶಿಕ್ಷಿಸುತ್ತಾನೆ. ಭೂಮಿ-ಆಕಾಶಗಳು ಹಾಗೂ ಅವುಗಳ ನಡುವೆ ಇರುವ ಸಕಲವೂ ಅಲ್ಲಾಹನ ಆಧಿಪತ್ಯದಲ್ಲಿದ್ದು ಎಲ್ಲರಿಗೂ ಆತನ ಕಡೆಗೇ ಮರಳಲಿಕ್ಕಿದೆ.

19. ಓ ಗ್ರಂಥದವರೇ, "ನಮ್ಮ ಬಳಿಗೆ ಸುವಾರ್ತೆ ಕೊಡುವವನು ಮತ್ತು ಎಚ್ಚರಿಕೆ ನೀಡುವವನು ಯಾರೂ ಬರಲಿಲ್ಲ" ಎಂದು ನೀವು ಹೇಳಿದಂತಾಗಲು ಸಂದೇಶವಾಹಕರ ಆಗಮನದ ವ್ಯವಸ್ಥೆಯು ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ಕಾಲದಲ್ಲಿ, ನಮ್ಮ ಈ ಸಂದೇಶವಾಹಕರು ನಿಮ್ಮ ಬಳಿಗೆ ಬಂದಿರುತ್ತಾರೆ ಮತ್ತು ಧರ್ಮದ ಸುಸ್ಪಷ್ಟ ಶಿಕ್ಷಣವನ್ನು ನಿಮಗೆ ನೀಡುತ್ತಿದ್ದಾರೆ. ಆದುದರಿಂದ ಈಗ ಆ ಸುವಾರ್ತೆ ಕೊಡುವವನೂ ಎಚ್ಚರಿಕೆ ನೀಡುವವನೂ ಬಂದುಬಿಟ್ಟನು ಮತ್ತು ಅಲ್ಲಾಹನು ಸಕಲ ಕಾರ್ಯಗಳಿಗೆ ಶಕ್ತನಾಗಿರುತ್ತಾನೆ.²¹

20. ಮೂಸಾರು ತಮ್ಮ ಜನಾಂಗದೊಡನೆ ಹೇಳಿದ್ದನ್ನು ಸ್ಮರಿಸಿರಿ: "ಓ ನನ್ನ ಜನಾಂಗದವರೇ, ಅಲ್ಲಾಹನು ನಿಮಗೆ ದಯಪಾಲಿಸಿದ 'ಕೊಡುಗೆ'ಗಳನ್ನು ಸ್ಮರಿಸಿರಿ. ಅವನು ನಿಮ್ಮಲ್ಲಿ ಪ್ರವಾದಿಗಳನ್ನು ಹುಟ್ಟಿಸಿದನು. ನಿಮ್ಮನ್ನು ಅಧಿಪತಿಗಳನ್ನಾಗಿ ಮಾಡಿದನು. ಜಗತ್ತಿನಲ್ಲಿ ಇನ್ನಾರಿಗೂ ನೀಡದಿದ್ದುದನ್ನೆಲ್ಲ ನಿಮಗೆ ನೀಡಿದನು.

21. ಓ ನನ್ನ ಜನಾಂಗದವರೇ, ಅಲ್ಲಾಹನು ನಿಮಗೆಂದು ವಿಧಿಸಿರುವ ಆ ಪಾವನ ಪ್ರದೇಶದೊಳಗೆ ನೀವು ಪ್ರವೇಶಿಸಿರಿ;²² ಹಿಂಜರಿಯಬೇಡಿರಿ. ಅನ್ಯಥಾ ನೀವು ಪರಾಜಿತರಾಗಿಯೂ ಹತಾಶರಾಗಿಯೂ ಮರಳುವಿರಿ."

22. ಅವರು, "ಓ ಮೂಸಾ, ಅಲ್ಲಿ ಮಹಾ ಬಲಾಢ್ಯ ಜನರಿದ್ದಾರೆ. ಅವರು ಅಲ್ಲಿಂದ ಹೊರಟು ಹೋಗುವವರೆಗೂ ನಾವು ಅಲ್ಲಿಗೆ ಎಷ್ಟು ಮಾತ್ರಕ್ಕೂ ಹೋಗಲಾರೇವು. ಅವರು ಅಲ್ಲಿಂದ ಹೊರಟು ಹೋದರೆ ನಾವು ಪ್ರವೇಶಿಸಲು ಸಿದ್ಧರಿದ್ದೇವೆ" ಎಂದು ಉತ್ತರ ಕೊಟ್ಟರು.

21. ಅರ್ಥಾತ್- ಸುವಾರ್ತೆ ಮತ್ತು ಎಚ್ಚರಿಕೆ ಕೊಡುವ ಈ ವ್ಯಕ್ತಿಯನ್ನು ನೀವು ಅನುಸರಿಸದೇ ಹೋದರೆ ಅಲ್ಲಾಹನು ಸರ್ವಶಕ್ತನೆಂದು ನಿಮಗೆ ತಿಳಿದಿರಲಿ. ಅವನು ಯಾವುದೇ ಅಡತಡೆ ಇಲ್ಲದೆ ಯಾವುದೇ ರೀತಿಯ ಶಿಕ್ಷೆಯನ್ನು ನೀಡಲು ಸಮರ್ಥನು.
22. ಅರ್ಥಾತ್- ಫೆಲಿಸ್ತೀನ್ ಸಾಮ್ರಾಜ್ಯ. ಆಗ ಅಲ್ಲಿ ಬಹುದೇವಾರಾಧನೆ ಮತ್ತು ಕೆಡುಕಿನಲ್ಲಿ ನಿರತವಾದ ಸಮುದಾಯ ನೆಲೆಸಿತ್ತು. ಬನೀಇಸ್ರಾಈಲರು ಈಜಿಪ್ಟಿನಿಂದ ಹೊರಟಾಗ ಅಲ್ಲಾಹನು ಅವರಿಗಾಗಿ ಈ ಪ್ರದೇಶವನ್ನು ಗೊತ್ತುಪಡಿಸಿದನಲ್ಲದೆ ಅದನ್ನು ಜಯಿಸುವಂತೆ ಆದೇಶಿಸಿದನು.

يَغْفِرُ لِمَن يَشَاءُ وَيُعَذِّبُ مَن يَشَاءُ
وَاللَّهُ مُلْكُ السَّمَوَاتِ وَالْأَرْضِ وَمَا
بَيْنَهُمَا وَإِلَيْهِ الْمَصِيرُ ﴿١٨﴾

يَا أَهْلَ الْكِتَابِ قَدْ جَاءَكُمْ رَسُولُنَا يُبَيِّنُ
لَكُمْ عَلَى فِتْرَةِ مَن الرُّسُلِ أَن تَقُولُوا
مَا جَاءَنَا مِن بَشِيرٍ وَلَا نَذِيرٍ فَقَدْ
جَاءَكُمْ بَشِيرٌ وَنَذِيرٌ وَاللَّهُ عَلَى
كُلِّ شَيْءٍ قَدِيرٌ ﴿١٩﴾

وَإِذ قَالَ مُوسَى لِقَوْمِهِ يَا قَوْمِ اذْكُرُوا
نِعْمَةَ اللَّهِ عَلَيْكُمْ إِذْ جَعَلَ فِيكُمْ أَنْبِيَاءَ
وَاجْعَلْكُمْ مُمْلُوكًا وَآتَاكُمْ مَا لَمْ يُؤْتِ
أَحَدًا مِّنَ الْعَالَمِينَ ﴿٢٠﴾

يَقَوْمِ ادْخُلُوا الْأَرْضَ الْمُقَدَّسَةَ الَّتِي
كَتَبَ اللَّهُ لَكُمْ وَلَا تَرْتَدُّوا عَلَى
أَدْبَارِكُمْ فَتَنْقَلِبُوا خُسِرِينَ ﴿٢١﴾

قَالُوا يَا مُوسَى إِنَّ فِيهَا قَوْمًا جَبَّارِينَ
وَأَنَّا لَن نَدْخُلُهَا حَتَّى يَخْرُجُوا مِنْهَا
فَأَن يَخْرُجُوا مِنْهَا فَأَنَّا دَخُلْنَا ﴿٢٢﴾

23. ಈ ಭಯಭೀತರ ನಡುವೆ ಅಲ್ಲಾಹನ 'ಕೊಡುಗೆ'ಗಳು ಸಿದ್ಧಿಸಿದ ಈರ್ವರಿದ್ದರು.²³ ಅವರು, "ಆ ಪರಾಕ್ರಮಿಗಳನ್ನೆದುರಿಸುತ್ತ ದ್ವಾರದೊಳಗೆ ಹೊಕ್ಕು ಬಿಡಿರಿ. ನೀವು ಒಳಗೆ ತಲಪಿದಾಗ ನೀವೇ ವಿಜಯಿಗಳಾಗುವಿರಿ. ನೀವು ಸತ್ಯವಿಶ್ವಾಸಿಗಳಾಗಿದ್ದರೆ ಅಲ್ಲಾಹನ ಮೇಲೆ ಭರವಸೆ ಇಡಿರಿ" ಎಂದರು.

قَالَ سِرْجُلِينَ مِنَ الَّذِينَ يَخَافُونَ أَعْمَرَ
اللَّهُ عَلَيْهِمَا ادْخُلُوا عَلَيْهِمُ الْبَابَ فَإِذَا
دَخَلْتُمُوهُ فَإِذْكُمْ غُلَبُونَ ۗ وَعَلَى اللَّهِ
فَتَوَكَّلُوا إِنَّ كُنْتُمْ مَوْمِنِينَ ﴿٢٣﴾

24. ಆದರೆ, ಅವರು ಪುನಃ, "ಓ ಮೂಸಾ, ಅವರು ಅಲ್ಲಿರುವ ತನಕ ನಾವು ಎಂದಿಗೂ ಅಲ್ಲಿಗೆ ಹೋಗಲಾರವು. ಇನ್ನು ನೀವೂ ನಿಮ್ಮ ಪ್ರಭುವೂ ಹೋಗಿ ಯುದ್ಧ ಮಾಡಿರಿ. ನಾವಿಲ್ಲಿ ಕುಳಿತಿರುತ್ತೇವೆ" ಎಂದು ಹೇಳಿದರು.

قَالُوا يَا مُوسَى إِنَّا لَنَرُّكَ كَذِبًا أَبَدًا
مَا دَامُوا فِيهَا فَادْهَبْ أَنْتَ وَسَرُّبُكَ
فَتَقَاتِلَا إِنَّا هَهُنَا قَاعِدُونَ ﴿٢٤﴾

25. ಆಗ ಮೂಸಾ, "ಓ ನನ್ನ ಪ್ರಭೂ, ನನ್ನ ಮತ್ತು ನನ್ನ ಸಹೋದರನ ಹೊರತು ನನ್ನ ಅಧೀನದಲ್ಲಿ ಯಾರೂ ಇಲ್ಲ. ಆದುದರಿಂದ ನೀನು ನಮ್ಮನ್ನು ಈ ಧರ್ಮಧಿಕಾರಿಗಳಿಂದ ಬೇರ್ಪಡಿಸಿ ಬಿಡು" ಎಂದು ಹೇಳಿದರು.

قَالَ رَبِّ إِنِّي لَا أَمْلِكُ إِلَّا نَفْسِي وَآخِي
فَأَمْرِقْ بَيْنَنَا وَبَيْنَ الْقَوْمِ الْفَاسِقِينَ ﴿٢٥﴾

26. ಅಲ್ಲಾಹನು, "ಸರಿ, ಹಾಗಾದರೆ ಆ ಪ್ರದೇಶವು ಇವರ ಮೇಲೆ ನಲ್ವತ್ತು ವರುಷಗಳವರೆಗೆ 'ನಿಷಿದ್ಧ' ಆಗಿರುವುದು. ಇವರು ಭೂಮಿಯಲ್ಲಿ ಅಲೆದಾಡುತ್ತಲೇ ಇರುವರು. ಈ ಧರ್ಮಭ್ರಷ್ಟರ ಬಗ್ಗೆ ಎಷ್ಟಕ್ಕೂ ಅನುಕಂಪ ತೋರಬೇಡಿರಿ"²⁴ ಎಂದು ಉತ್ತರ ಕೊಟ್ಟನು.

قَالَ فَإِنَّهَا مُحَرَّمَةٌ عَلَيْهِمْ أَرْبَعِينَ
سَنَةً ۖ يَتَزَيَّجُونَ فِي الْأَرْضِ ط ۖ فَلَا
تَأْسَ عَلَى الْقَوْمِ الْفَاسِقِينَ ﴿٢٦﴾

27. ಓ ಪೈಗಂಬರರೇ, 'ಆದಮ'ರ ಈರ್ವರು ಪುತ್ರರ ವೃತ್ತಾಂತವನ್ನು ಇವರಿಗೆ ಮುಚ್ಚುಮರೆಯಿಲ್ಲದೆ ಹೇಳಿಬಿಡಿರಿ. ಅವರಿಬ್ಬರೂ ಬಲಿಯರ್ಪಿಸಿದಾಗ ಒಬ್ಬನ ಬಲಿದಾನವು ಸ್ವೀಕೃತವಾಯಿತು ಮತ್ತು ಇನ್ನೊಬ್ಬನದು ಸ್ವೀಕರಿಸಲ್ಪಡಲಿಲ್ಲ. ಅವನು, "ಖಂಡಿತವಾಗಿಯೂ ನಾನು ನಿನ್ನನ್ನು ವಧಿಸುವೆನು" ಎಂದನು. ಇವನು, "ಅಲ್ಲಾಹ್ 'ಧರ್ಮನಿಷ್ಠರ' ಬಲಿದಾನವನ್ನು ಮಾತ್ರ ಸ್ವೀಕರಿಸುತ್ತಾನೆ."

وَآتَىٰ عَلَيْهِمُ نَبَأَ ابْنَيْ آدَمَ بِالْحَقِّ إِذْ
قَرَّبَا قُرْبَانًا فَتُقُبِّلَ مِنْ أَحَدِهِمَا وَلَمْ
يُتَقَبَّلْ مِنَ الْآخَرِ ۖ قَالَ لَأَقْتُلَنَّكَ ۖ
قَالَ إِنَّمَا يَتَقَبَّلُ اللَّهُ مِنَ الْمُتَّقِينَ ﴿٢٧﴾

23. ಈ ಈರ್ವರು ಹಿರಿಯರಲ್ಲಿ ಯೂಶಲ್ಬಿನ್ ನೂನ್ ಕೂಡ ಒಬ್ಬರು. ಹ. ಮೂಸಾರ(ಅ) ನಂತರ ಅವರು ಮೂಸಾರ(ಅ) ಖಲೀಫಾ ಆಗಿ ಮಾರ್ಪಟ್ಟರು. ಇನ್ನೊಬ್ಬರು ಹ. ಕಾಲಿಬ್ ಆಗಿದ್ದರು. ಅವರು ಯೂಶಲ್ಬಿನ್ ಆಪ್ತ ಸಹಾಯಕರಾಗಿದ್ದರು. ನಲವತ್ತು ವರ್ಷಗಳ ಅಲೆದಾಟದ ಬಳಿಕ ಬನೀಇಸ್ರಾಈಲರು ಫಲಸ್ತೀನ್ ಪ್ರವೇಶಿಸಿದಾಗ ಮೂಸಾರ(ಅ) ಸಂಗಾತಿಗಳ ಪೈಕಿ ಈ ಇಬ್ಬರು ಮಾತ್ರ ಬದುಕುಳಿದಿದ್ದರು.

24. ಈ ಘಟನೆಯನ್ನು ಇಲ್ಲಿ ಪ್ರಸ್ತಾಪಿಸಲಾಗಿರುವುದು ಏಕೆಂದರೆ ಮೂಸಾರ(ಅ) ಕಾಲದಲ್ಲಿ ಅವಿಧೇಯತೆ, ಪಥಭ್ರಷ್ಟತೆ ಮತ್ತು ಹೇಡಿತನವನ್ನು ಪ್ರದರ್ಶಿಸಿದುದಕ್ಕೆ ಬನೀಇಸ್ರಾಈಲರು ಅನುಭವಿಸಬೇಕಾಗಿ ಬಂದ ಶಿಕ್ಷೆಗಿಂತ ಹೆಚ್ಚು ತೀವ್ರವಾದ ಶಿಕ್ಷೆಯನ್ನು ಮುಹಮ್ಮದ್(ಸ) ವಿರುದ್ಧ ಬಂಡಾಯದ ಧೋರಣೆ ತಳೆಯುವುದರಿಂದ ನೀವು ಅನುಭವಿಸಲಿದ್ದೀರಿ ಎಂದು ತಿಳಿಯಪಡಿಸುವುದಾಗಿದೆ.

28. ನೀನು ನನ್ನನ್ನು ವಧಿಸಲು ಕೈಯೆತ್ತಿದರೂ ನಾನು ನಿನ್ನನ್ನು ವಧಿಸೆನು.²⁵ ನಾನು ಸರ್ವಲೋಕ ಪಾಲಕನಾದ ಅಲ್ಲಾಹನನ್ನು ಭಯಪಡುತ್ತೇನೆ.

29. ನನ್ನ ಹಾಗೂ ನಿನ್ನ ಪಾಪಗಳನ್ನು ನೀನೇ ಶೇಖರಿಸಿಕೊಂಡು ನೀನು ನರಕವಾಸಿಯಾಗಿ ಬಿಡಬೇಕು ಎಂದು ನಾನು ಬಯಸುತ್ತೇನೆ. ಅಕ್ರಮಿಗಳ ಅಕ್ರಮಕ್ಕೆ ಇದೇ ಪ್ರತಿಫಲ" ಎಂದು ಉತ್ತರ ಕೊಟ್ಟನು.

30. ಕೊನೆಗೆ ಅವನ ಭ್ರಷ್ಟಚಿತ್ತವು ತನ್ನ ಸಹೋದರನ ವಧೆಯನ್ನು ಅವನಿಗೆ ಸುಗಮವಾಗಿಸಿತು ಮತ್ತು ಅವನು ಇವನನ್ನು ವಧಿಸಿ ನಷ್ಟ ಹೊಂದುವವರೊಂದಿಗೆ ಸೇರಿ ಹೋದನು.

31. ಅನಂತರ ಅಲ್ಲಾಹನು ಒಂದು ಕಾಗೆಯನ್ನು ಕಳುಹಿಸಿದನು. ಅದು ಅವನ ಸಹೋದರನ ಮೃತ ಶರೀರವನ್ನು ಹೇಗೆ ಮರಸುವುದೆಂಬುದನ್ನು ತೋರಿಸಿಕೊಡಲಿಕ್ಕಾಗಿ ನೆಲವನ್ನು ಅಗೆಯ ತೊಡಗಿತು. ಇದನ್ನು ಕಂಡು ಅವನು, "ಓ ನನ್ನ ದುರದೃಷ್ಟಿವೇ! ನನ್ನ ಸಹೋದರನ ಶವವನ್ನು ಮರಸುವ ಉಪಾಯ ಕಂಡು ಕೊಳ್ಳಲು ಈ ಕಾಗೆಯಂತೆಯೂ ನಾನು ಆಗಲಿಲ್ಲವಲ್ಲ!" ಎಂದನು. ಅನಂತರ ಅವನು ಮಾಡಿದ ಕೃತ್ಯಕ್ಕಾಗಿ ತುಂಬಾ ಪಶ್ಚಾತ್ತಾಪ ಪಟ್ಟನು.²⁶

32. ಈ ಕಾರಣದಿಂದಲೇ - "ಒಬ್ಬ ಮಾನವನ ಕೊಲೆಯ ಬದಲಿಗೆ ಅಥವಾ ಭೂಮಿಯಲ್ಲಿ ಕ್ಷೋಭೆಯನ್ನುಂಟು ಮಾಡುವ ಕಾರಣಕ್ಕಾಗಿ ಹೊರತು ಯಾರಾದರೂ ಒಬ್ಬ ಮನುಷ್ಯನನ್ನು ವಧಿಸಿದರೆ ಅವನು ಸಕಲ ಮಾನವ ಕೋಟಿಯನ್ನೇ ವಧಿಸಿದಂತೆ ಮತ್ತು ಒಬ್ಬನು ಇನ್ನೊಬ್ಬನಿಗೆ ಜೀವದಾನ ಮಾಡಿದರೆ ಅವನು ಸಕಲ ಮಾನವ ಕೋಟಿಗೆ ಜೀವದಾನ ಮಾಡಿದಂತೆ" ಎಂಬ ಆದೇಶವನ್ನು ನಾವು ಬನೀಇಸ್ರಾಅಲರಿಗೆ ವಿಧಿಸಿದ್ದೆವು. ಆದರೆ ನಮ್ಮ

لِكُنْ بَسَطْتَ إِلَى يَدِكَ لِتَقْتُلَنِي مَا أَنَا
بِبَاسِطِ يَدِي إِلَيْكَ لِأَقْتُلَكَ إِنِّي أَخَافُ
اللَّهَ رَبَّ الْعَالَمِينَ ﴿٢٨﴾

إِنِّي أُرِيدُ أَنْ تَبُوءَ بِإِشْيِي وَإِشْيَاكَ
فَتَكُونَنَّ مِنَ أَصْحَابِ النَّارِ وَذَلِكَ
جَزَاءُ الظَّالِمِينَ ﴿٢٩﴾

فَطَوَّعَتْ لَهُ نَفْسُهُ قَتْلَ أَخِيهِ فَقَتَلَهُ
فَأَصْبَحَ مِنَ الْخَاسِرِينَ ﴿٣٠﴾

فَبَعَثَ اللَّهُ غُرَابًا يَبْحَثُ فِي الْأَرْضِ
لِيُرِيَهُ كَيْفَ يُورِثِي سَوْءَةَ أَخِيهِ قَالَ
يُورِثُنِي أَحْجَرْتُ أَنْ أَكُونَ مِثْلَ هَذَا
الْغُرَابِ فَأَوَارَى سَوْءَةَ أَخِي فَأَصْبَحَ
مِنَ الْخَاسِرِينَ ﴿٣١﴾

مِنْ أَجْلِ ذَلِكَ تَتَّبِعُنَا عَلَى بَنِي إِسْرَائِيلَ
أَنْتُمْ مَنْ قَتَلْتُمْ نَفْسًا يَعْزِمُ أَنْ يُقْسِمَ
فِي الْأَرْضِ فَأَكَّأْتَنَا قَتْلَ النَّاسِ جَمِيعًا
وَمَنْ أَحْيَاهَا فَكَأْتَنَا أَحْيَا النَّاسِ
جَمِيعًا وَلَقَدْ جَاءَتْهُمْ رُسُلُنَا بِالْبَيِّنَاتِ

25. ನೀನು ಕೊಲೆ ಮಾಡಲು ಬಂದಾಗ ನಾನು ಕೈ ಕಟ್ಟಿ ಕುಳಿತು ಕೊಲೆಗೆ ಅನುವು ಮಾಡಿಕೊಡುತ್ತೇನೆಂದು ಇದರ ಅರ್ಥವಲ್ಲ. ನೀನು ನನ್ನ ಕೊಲೆಗೆ ಮುಂದಾಗಿರುವಂತೆ ನಾನು ನಿನ್ನ ಕೊಲೆಗೆ ಮುಂದಾಗಲಾರೆ ಎಂದು ಇದರ ಅರ್ಥ.

26. ಇಲ್ಲಿ ಈ ಘಟನೆಯನ್ನು ಪ್ರಸ್ತಾಪಿಸಿರುವುದರ ಉದ್ದೇಶ, ಪ್ರವಾದಿವರ್ಯರು(ಸ) ಮತ್ತವರ ಸನ್ಮಾನ್ಯ ಸಂಗಾತಿಗಳನ್ನು ಕೊಲೆ ಮಾಡಲು ಯಹೂದಿಯರು ಹೂಡಿದ್ದ ಸಂಚಿನ ಬಗ್ಗೆ ಅವರನ್ನು ಹೀಗಳಿಯುವುದಾಗಿದೆ. ಈ ಎರಡು ಘಟನೆಗಳ ನಡುವೆ ಇರುವ ಸಮಾನತೆ ಸ್ಪಷ್ಟವಿದೆ. ಇವರೂ ಅಸೂಯೆಯಿಂದಾಗಿ ಪ್ರವಾದಿವರ್ಯರನ್ನು(ಸ) ಕೊಲೆ ಮಾಡಬಯಸಿದ್ದರು. ಆದಮೂಲಕ(ಅ) ಪುತ್ರನೂ ಅಸೂಯೆಯಿಂದಾಗಿಯೇ ತನ್ನ ಸಹೋದರನನ್ನು ಕೊಲೆ ಮಾಡ ಹೊರಟಿದ್ದನು.

<p>ಸಂದೇಶವಾಹಕರು ಸುವ್ಯಕ್ತ ಆದೇಶಗಳ ಸಹಿತ ಅವರ ಬಳಿಗೆ ನಿರಂತರ ಬಂದುಕೊಂಡಿದ್ದರೂ ಅವರಲ್ಲಿ ಹೆಚ್ಚಿನವರು ಭೂಮಿಯಲ್ಲಿ ಅತಿರೇಕವೆಸಗುವವರಾಗಿದ್ದಾರೆ.</p>	<p>ثُمَّ إِنَّ كَثِيرًا مِّنْهُمْ بَعَدَ ذَلِكَ فِي الْأَرْضِ لَمُسْرِفُونَ ﴿٣٣﴾</p>
<p>33. ಅಲ್ಲಾಹ್ ಹಾಗೂ ಅವನ ಸಂದೇಶವಾಹಕರ ವಿರುದ್ಧ ಸಮರ ಹೂಡುವವರಿಗೆ ಮತ್ತು ಕ್ಷೋಭೆಯನ್ನುಂಟು ಮಾಡಲಿಕ್ಕಾಗಿಯೇ ಭೂಮಿಯ²⁷ ಮೇಲೆ ಶ್ರಮಿಸುತ್ತಿರುವವರಿಗೆ ಇರುವ ಶಿಕ್ಷೆಯು ವಧಿಸುವುದು ಅಥವಾ ಶಿಲುಬೆಗೆರಿಸುವುದು ಅಥವಾ ಅವರ ಕೈಯನ್ನೂ ಕಾಲನ್ನೂ ವಿರುದ್ಧ ದಿಕ್ಕುಗಳಿಂದ ಕಡಿದು ಹಾಕುವುದು ಅಥವಾ ಅವರನ್ನು ಗಡೀಪಾರು ಮಾಡುವುದು ಆಗಿರುತ್ತದೆ. ಇದು ಇಹಲೋಕದಲ್ಲಿ ಅವರಿಗಿರುವ ಅಪಮಾನ. ಪರಲೋಕದಲ್ಲಿ ಅವರಿಗೆ ಇದಕ್ಕಿಂತಲೂ ಕಠಿಣ ಶಿಕ್ಷೆ ಕಾದಿದೆ.</p>	<p>إِنَّمَا جَزَاءُ الَّذِينَ يُحَارِبُونَ اللَّهَ وَرَسُولَهُ وَيَسْعَوْنَ فِي الْأَرْضِ فَسَادًا أَنْ يُقَتَّلُوا أَوْ يُصَلَّبُوا أَوْ تُقَطَّعَ أَيْدِيهِمْ وَأَرْجُلُهُمْ مِنْ خِلَافٍ أَوْ يُنْفَوْا مِنَ الْأَرْضِ ذَلِكَ لَهُمْ خِزْيٌ فِي الدُّنْيَا وَ لَهُمْ فِي الْآخِرَةِ عَذَابٌ عَظِيمٌ ﴿٣٤﴾</p>
<p>34. ಆದರೆ ನಿಮ್ಮ ನಿಯಂತ್ರಣಕ್ಕೆ ಬರುವುದಕ್ಕೆ ಮುಂಚೆಯೇ ಪಶ್ಚಾತ್ತಾಪ ಪಟ್ಟು ಮರಳಿದವರ ಬಗ್ಗೆ ಅಲ್ಲಾಹನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆಂಬುದು ನಿಮಗೆ ತಿಳಿದಿರಬೇಕು.²⁸</p>	<p>إِلَّا الَّذِينَ تَابُوا مِن قَبْلِ أَنْ تَقْرَأُوا عَلَيْهِمْ فَاعْلَمُوا أَنَّ اللَّهَ غَفُورٌ رَّحِيمٌ ﴿٣٥﴾</p>
<p>35. ಓ ಸತ್ಯವಿಶ್ವಾಸಿಗಳೇ, ಅಲ್ಲಾಹನನ್ನು ಭಯಪಡಿರಿ. ಅವನ ಸಾಮೀಪ್ಯದ ಸಾಧನವನ್ನು ಹುಡುಕಿರಿ²⁹ ಮತ್ತು ಅವನ ಮಾರ್ಗದಲ್ಲಿ ಹೋರಾಡಿರಿ. ನಿಮಗೆ ವಿಜಯ ಪ್ರಾಪ್ತಿಯಾಗಲೂ ಬಹುದು.</p>	<p>يَا أَيُّهَا الَّذِينَ آمَنُوا اتَّقُوا اللَّهَ وَابْتَغُوا إِلَيْهِ الْوَسِيلَةَ وَجَاهِدُوا فِي سَبِيلِهِ لَعَلَّكُمْ تُفْلِحُونَ ﴿٣٦﴾</p>
<p>36. 'ಸತ್ಯನಿಷೇಧ' ನೀತಿಯನ್ನು ಕೈಗೊಂಡವರ ವಶದಲ್ಲಿ ಭೂಮಿಯ</p>	<p>إِنَّ الَّذِينَ كَفَرُوا لَوْ أَنَّ لَهُمْ مَتَا فِي الْأَرْضِ</p>

27. ಇಲ್ಲಿ ಭೂಮಿ ಎಂದರೆ ಇಸ್ಲಾಮ್ ಸರ್ಕಾರದ ಮೇಲೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿ ಇರುವ ರಾಷ್ಟ್ರ ಅಥವಾ ಪ್ರದೇಶವಾಗಿದೆ. ಅಲ್ಲಾಹ್ ಮತ್ತು ಪ್ರವಾದಿಯೊಂದಿಗೆ(ಸ) ಯುದ್ಧ ಸಾರುವುದೆಂದರೆ ಇಸ್ಲಾಮ್ ಸರ್ಕಾರ, ರಾಷ್ಟ್ರದಲ್ಲಿ ಸ್ಥಾಪಿಸಬಯಸುವ ಸದ್ವ್ಯವಸ್ಥೆಯ ವಿರುದ್ಧ ಯುದ್ಧ ಸಾರುವುದಾಗಿದೆ. ಕರ್ಮಶಾಸ್ತ್ರಜ್ಞರ ಪ್ರಕಾರ ಶಸ್ತ್ರಸಜ್ಜಿತರಾಗಿ ಗುಂಪುಕಟ್ಟಿ ಕೊಲೆ ಸುಲಿಗೆ ನಡೆಸುವವರೂ ಇದರಲ್ಲಿ ಸೇರಿದ್ದಾರೆ.

28. ಅರ್ಥಾತ್- ಅವರು ಕ್ಷೋಭೆಯುಂಟುಮಾಡುವ ಯತ್ನವನ್ನು ಬಿಟ್ಟು ಬಿಟ್ಟರೆ, ಸದ್ವ್ಯವಸ್ಥೆಯನ್ನು ಬುಡಮೇಲುಗೊಳಿಸುವ ಪ್ರಯತ್ನವನ್ನು ಸ್ವಗಿತಗೊಳಿಸಿದ್ದರೆ, ತಮ್ಮ ವರ್ತನೆಯ ಮೂಲಕ ಅವರು ತಾವು ಶಾಂತಿಪ್ರಿಯರು, ಕಾನೂನುಪಾಲಕರು ಮತ್ತು ಸನ್ನಡತೆಯನ್ನು ಪಾಲಿಸುವವರೆಂದು ಸಾಬೀತುಗೊಳಿಸಿದರೆ ಅನಂತರ ಅವರ ಪೂರ್ವದ ಅಪರಾಧಗಳಿಗಾಗಿ ಅವರಿಗೆ ಪೂರ್ವೋಕ್ತ ಶಿಕ್ಷೆಗಳನ್ನು ನೀಡಲಾಗದು. ಆದರೆ ಅವರು ಮಾನವ ಹಕ್ಕುಗಳ ಉಲ್ಲಂಘನೆ ಮಾಡಿದರೆ ಅದರ ಹೊಣೆ ಹೊರುವುದರಿಂದ ಅವರೆಂದೂ ಮುಕ್ತರಾಗುವುದಿಲ್ಲ. ಉದಾ: ಅವರು ಯಾರನ್ನಾದರೂ ಕೊಲೆ ಮಾಡಿದ್ದರೆ, ಯಾರ ಸೊತ್ತನ್ನಾದರೂ ಕಬಳಿಸಿದ್ದರೆ, ಮಾನವನ ಪ್ರಾಣ ಮತ್ತು ಸೊತ್ತಿನ ವಿರುದ್ಧ ಯಾವುದೇ ಅನ್ಯಾಯವೆಸಗಿದ್ದರೆ ಅಪರಾಧ ಸಂಹಿತೆಯನ್ನು ಅವರ ಮೇಲೆ ಚಾರಿಗೊಳಿಸ ಲಾಗುವುದು. ಆದರೆ ಬಂಡಾಯ, ವಂಚನೆ ಅಥವಾ ಅಲ್ಲಾಹ್ ಹಾಗೂ ಪ್ರವಾದಿಯ ವಿರುದ್ಧ ಯುದ್ಧ ಸಾರಿದ ಮೊಕದ್ದಮೆಯನ್ನು ಅವರ ಮೇಲೆ ಹೂಡಲಾಗುವುದಿಲ್ಲ.

29. ಅರ್ಥಾತ್- ಅಲ್ಲಾಹನ ಸಂಪ್ರೀತಿ ಮತ್ತು ಸಾಮೀಪ್ಯದ ಸ್ಥಾನಕ್ಕೇರಲು ವಿಧಾನಗಳನ್ನು ಹುಡುಕುತ್ತಿರಿ, ತವಕಿಸುತ್ತಿರಿ.

<p>ಸಕಲ ಸಂಪತ್ತೂ ಅದರೊಂದಿಗೆ ಮತ್ತು ಅಷ್ಟೇ ಇದ್ದರೂ ಅವರು ಅದನ್ನೆಲ್ಲ ಪ್ರಾಯಶ್ಚಿತ್ತ ರೂಪದಲ್ಲಿ ಕೊಟ್ಟು ಪುನರುತ್ಥಾನ ದಿನದ ಯಾತನೆಯಿಂದ ತಪ್ಪಿಸಿಕೊಳ್ಳಲಿಚ್ಛಿಸಿದರೂ ಅವರಿಂದ ಅದು ಸ್ವೀಕೃತವಾಗಲಾರದು ಮತ್ತು ಅವರಿಗೆ ವೇದನಾಯುಕ್ತ ಯಾತನೆ ಸಿಕ್ಕಿಯೇ ತೀರುವುದು.</p>	<p>جَبِيحًا وَمِثْلَهُ مَعَهُ لِيَفْتَدُوا بِهِ مِنْ عَذَابِ يَوْمِ الْقِيَامَةِ مَا تُقْبَلُ مِنْهُمْ وَلَهُمْ عَذَابٌ أَلِيمٌ ﴿٣٧﴾</p>
<p>37. ಅವರು ನರಕಾಗ್ನಿಯಿಂದ ಓಡಿಹೋಗಬೇಕೆಂದು ಇಚ್ಛಿಸುವರು. ಆದರೆ, ಅವರಿಗೆ ಹೊರ ಬರಲು ಸಾಧ್ಯವಾಗದು. ಅವರಿಗೆ ಶಾಶ್ವತವಾದ ಯಾತನೆ ಕೊಡಲಾಗುವುದು.</p>	<p>يُرِيدُونَ أَنْ يُخْرِجُوكَ مِنَ النَّارِ وَمَا هُمْ بِخَارِجِينَ مِنْهَا وَلَهُمْ عَذَابٌ مُّقِيمٌ ﴿٣٨﴾</p>
<p>38. ಕಳ್ಳತನ ಮಾಡಿದವನ ಮತ್ತು ಕಳ್ಳತನ ಮಾಡಿದವಳ ಕೈಗಳನ್ನು ಕಡಿದು ಬಿಡಿರಿ.³⁰ ಇದು ಅವರ ಗಳಿಕೆಯ ಫಲ ಮತ್ತು ಅಲ್ಲಾಹನ ಕಡೆಯಿಂದ ಎಚ್ಚರಿಸುವಂಥ ಶಿಕ್ಷೆ. ಅಲ್ಲಾಹನು ಮಹಾ ಪ್ರತಾಪಿಯೂ ಯುಕ್ತಿಪೂರ್ಣನೂ ಆಗಿರುತ್ತಾನೆ.</p>	<p>وَالسَّارِقُ وَالسَّارِقَةُ فَاقْطَعُوا أَيْدِيَهُمَا جَزَاءً بِمَا كَسَبَا نَكَالًا مِنَ اللَّهِ وَاللَّهُ عَزِيزٌ حَكِيمٌ ﴿٣٩﴾</p>
<p>39. ಇನ್ನು ಯಾರಾದರೂ ಅನ್ಯಾಯವೆಸಗಿದ ಬಳಿಕ ಪಶ್ಚಾತ್ತಾಪ ಪಟ್ಟು ತನ್ನ ವರ್ತನೆಯನ್ನು ಸರಿಪಡಿಸಿಕೊಂಡರೆ, ಅಲ್ಲಾಹನ ಕೃಪಾ ಕಟಾಕ್ಷವು ಮತ್ತೆ ಅವನಿಗೇ ಒಲಿಯುವುದು.³¹ ಅಲ್ಲಾಹನು ಅತ್ಯಂತ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.</p>	<p>فَمَنْ تَابَ مِنْ بَعْدِ ظُلْمِهِ وَأَصْلَحَ فَإِنَّ اللَّهَ يُؤْتِي عِلْمَهُ إِنَّ اللَّهَ غَفُورٌ رَحِيمٌ ﴿٤٠﴾</p>
<p>40. ಅಲ್ಲಾಹನು ಭೂಮಿ-ಆಕಾಶಗಳ ಅಧಿಪತಿಯೆಂಬುದನ್ನು ನೀವು</p>	<p>أَلَمْ تَعْلَمُوا أَنَّ اللَّهَ لَهُ مَلَكُ السَّمَوَاتِ وَ</p>
<p>30. ಕತ್ತರಿಸಬೇಕಾದುದು ಎರಡೂ ಕೈಗಳಲ್ಲ. ಒಂದು ಕೈ ಮೊದಲ ಕಳ್ಳತನಕ್ಕೆ ಬಲಗೈಯನ್ನು ಕತ್ತರಿಸಲಾಗುವುದು. ಇನ್ನೊಬ್ಬರ ಸ್ವಾಧೀನದಲ್ಲಿರುವ ಯಾವುದಾದರೂ ಸೊತ್ತನ್ನು ಅನ್ಯಾಯವಾಗಿ ತನ್ನ ಸ್ವಾಧೀನಕ್ಕೆ ಒಳಪಡಿಸುವ ಕ್ರಿಯೆಗೆ ಮಾತ್ರ 'ಕಳ್ಳತನ'ದ ಪದ ಅನ್ವಯವಾಗುತ್ತದೆ. ಒಂದು ಗುರಾಣಿಗಿಂತ ಕಡಿಮೆ ಮೊತ್ತದ ವಸ್ತುವನ್ನು ಕದ್ದರೆ ಕೈಯನ್ನು ಕತ್ತರಿಸಲಾಗುವುದಿಲ್ಲ. ನಂಬಲರ್ಹ ವರದಿಗಳ ಪ್ರಕಾರ ಪ್ರವಾದಿವರ್ಯರ(ಸ) ಕಾಲದಲ್ಲಿ ಗುರಾಣಿಯ ಬೆಲೆ ಹತ್ತು ದಿರ್ಹಮ್ ಆಗಿತ್ತು. ಆ ಕಾಲದ ದಿರ್ಹಮ್‌ನಲ್ಲಿ ಸುಮಾರು 1/4 ತೊಲೆ ಬೆಲೆ ಇರುತ್ತಿತ್ತು. ಕಳ್ಳತನಕ್ಕಾಗಿ ಕೈ ಕತ್ತರಿಸಬಾರದಂತಹ ಅನೇಕ ವಸ್ತುಗಳೂ ಇವೆ. ಉದಾ: ಹಣ್ಣು ಹಂಪಲು, ತರಕಾರಿ, ಊಟ, ಕ್ಷುಲ್ಲಕ ವಸ್ತುಗಳು, ಹಕ್ಕಿ, ಬೈತುಲ್‌ಮಾಲ್‌ನ ಹಣ ಇತ್ಯಾದಿಗಳ ಕಳ್ಳತನ, ಇವುಗಳನ್ನು ಕದ್ದರೆ ಕೈಯನ್ನು ಕತ್ತರಿಸಲಾಗುವುದಿಲ್ಲ. ಆದರೆ ಇಂತಹ ಕಳ್ಳತನ ಕ್ಷಮ್ಯವೆಂದು ಇದರ ಅರ್ಥವಲ್ಲ.</p>	
<p>31. ಅಂತಹ ಕಳ್ಳನ ಕೈ ಕತ್ತರಿಸಬಾರದು ಎಂದು ಇದರ ಅರ್ಥವಲ್ಲ. ಕೈಯನ್ನು ಕತ್ತರಿಸಲಾದ ಬಳಿಕ ಪಶ್ಚಾತ್ತಾಪ ಪಟ್ಟು ತನ್ನ ಮನಸ್ಸನ್ನು ಕಳ್ಳತನದಿಂದ ಪರಿಶುದ್ಧಗೊಳಿಸಿ, ಅಲ್ಲಾಹನ ಸಜ್ಜನ ದಾಸನಾಗಿ ಮಾರ್ಪಡುವವನು ಅಲ್ಲಾಹನ ಕ್ರೋಧದಿಂದ ಮುಕ್ತನಾಗುವನು ಎಂದಾಗಿದೆ. ಅಲ್ಲಾಹನು ಅವನನ್ನು ದೋಷಮುಕ್ತನಾಗಿ ಮಾಡುವನು. ಕೈಯನ್ನು ಕತ್ತರಿಸಿಕೊಂಡ ಬಳಿಕವೂ ಯಾರಾದರೂ ತನ್ನ ದುರುದ್ದೇಶದಿಂದ ಮುಕ್ತನಾಗದಿದ್ದರೆ, ತನ್ನ ಕೈ ಕತ್ತರಿಸಲ್ಪಡಲು ಕಾರಣವಾದ ಹೇಯ ಆಲೋಚನೆಗಳನ್ನು ಪುನಃ ಮೈಗೂಡಿಸಿಕೊಂಡರೆ ಕೈ ಅವನ ದೇಹದಿಂದ ಪ್ರತ್ಯೇಕಗೊಂಡರೂ, ಕಳ್ಳತನದ ದುರಾಲೋಚನೆ ಅವನ ಮನಸ್ಸಿನಲ್ಲಿ ಇನ್ನೂ ಮನೆ ಮಾಡಿಕೊಂಡಿದೆ ಎಂದಾಯಿತು. ಆದ್ದರಿಂದ ಕೈ ಕತ್ತರಿಸುವುದಕ್ಕೆ ಮೊದಲು ಇದ್ದಂತೆಯೇ ಅನಂತರವೂ ಅವನು ದೇವಕ್ರೋಧಕ್ಕೆ ಅರ್ಹನಾಗಿರುವನು. ಆದ್ದರಿಂದ ಅಲ್ಲಾಹನಿಂದ ಕ್ಷಮೆಯಾಚಿಸಿ ತನ್ನ ಮನಸ್ಸಿನ ಸುಧಾರಣೆ ಮಾಡಿಕೊಳ್ಳುವಂತೆ ಕುರ್‌ಆನ್ ಕಳ್ಳನಿಗೆ ಮಾರ್ಗದರ್ಶನ ಮಾಡುತ್ತದೆ. ಏಕೆಂದರೆ ಆತ್ಮಶುದ್ಧಿಯು, ನ್ಯಾಯಾಲಯದ ಶಿಕ್ಷೆಯಿಂದಾಗದು, ಪ್ರಾಯಶ್ಚಿತ್ತ ಮತ್ತು ದೇವನಿಗೇ ಮರಳುವುದರಿಂದ ಮಾತ್ರ ಸಾಧ್ಯ.</p>	

ತಿಳಿದಿಲ್ಲವೇ? ಅವನು ತಾನಿಚ್ಛಿಸಿದವರನ್ನು ಶಿಕ್ಷಿಸುತ್ತಾನೆ ಮತ್ತು ತನಗಿಷ್ಟ ಬಂದವರನ್ನು ಕ್ಷಮಿಸುತ್ತಾನೆ. ಅವನಿಗೆ ಎಲ್ಲ ಅಧಿಕಾರವೂ ಇದೆ.

41. ಓ ಸಂದೇಶವಾಹಕರೇ, 'ಸತ್ಯನಿಷೇಧ' ಮಾರ್ಗದಲ್ಲಿ ಭಾರೀ ಶ್ರಮಪಡುತ್ತಿರುವವರು ನಿಮ್ಮನ್ನು ವ್ಯಾಕುಲಗೊಳಿಸದಿರಲಿ. ಅವರು "ನಾವು ವಿಶ್ವಾಸವಿಟ್ಟವು" ಎಂದು ಬಾಯಿ ಮಾತಿನಿಂದ ಹೇಳಿಕೊಂಡರೂ ಹೃದಯದಲ್ಲಿ ವಿಶ್ವಾಸವಿರಿಸದ ಜನರಾಗಿರಲಿ ಅಥವಾ ಅಸತ್ಯ ಮಾತುಗಳನ್ನು ಕೇಳುವ ಹವ್ಯಾಸವುಳ್ಳ ಯಹೂದಿಯರಾಗಿರಲಿ. ಅವರು (ಯಹೂದಿಯರು) ನಿಮ್ಮ ಬಳಿಗೆ ಎಂದೂ ಬಾರದಿರುವ ಇತರ ಜನಾಂಗದವರಿಗಾಗಿ ನಿಮ್ಮ ಮಾತುಗಳಿಗೆ ಕಿವಿಗೊಡುತ್ತಾರೆ. ಇವರು, ದೇವಗ್ರಂಥದ ಪದಗಳ ಇಂಗಿತವು ನಿಶ್ಚಿತವಾಗಿದ್ದರೂ ಅವುಗಳನ್ನು ಅವುಗಳ ನಿಜಾರ್ಥದಿಂದ ದೂರ ಸರಿಸಿಬಿಡುತ್ತಾರೆ ಮತ್ತು ಜನರೊಡನೆ- "ನಿಮಗೆ ಇಂತಹ ಆಜ್ಞೆ ದೊರೆತರೆ ಒಪ್ಪಿಕೊಳ್ಳಿರಿ; ಇಲ್ಲವಾದರೆ ಒಪ್ಪಿಕೊಳ್ಳಬೇಡಿರಿ" ಎಂದು ಹೇಳುತ್ತಾರೆ.³² ಯಾರನ್ನು ಅಲ್ಲಾಹನೇ 'ಗೊಂದಲ'ಕ್ಕೀಡು ಮಾಡಿರುವನೋ ಅವನನ್ನು ಅಲ್ಲಾಹನ ಹಿಡಿತದಿಂದ ತಪ್ಪಿಸಲು ನೀವು ಏನನ್ನೂ ಮಾಡಲಾರಿರಿ.³³ ಅಲ್ಲಾಹನು ಶುದ್ಧಗೊಳಿಸಲು ಇಚ್ಛಿಸದಿರುವುದು ಇಂತಹವರ ಹೃದಯಗಳನ್ನೇ. ಇವರಿಗೆ ಇಹಲೋಕದಲ್ಲಿ ಅವಮಾನ ಮತ್ತು ಪರಲೋಕದಲ್ಲಿ ಘೋರ ಶಿಕ್ಷೆ ಕಾದಿದೆ.

42. ಇವರು ಸುಳ್ಳನ್ನು ಆಲಿಸುವವರು ಮತ್ತು 'ನಿಷೇಧಿತ' ಸಂಪತ್ತನ್ನು ಭಕ್ಷಿಸುವವರಾಗಿದ್ದಾರೆ. ಆದುದರಿಂದ ಇವರು ನಿಮ್ಮ ಮುಂದೆ (ತಮ್ಮ ವ್ಯಾಜ್ಯಗಳೊಂದಿಗೆ) ಬಂದರೆ, ನಿಮಗಿಷ್ಟವಿದ್ದರೆ ಅವುಗಳನ್ನು ಇತ್ಯರ್ಥಪಡಿಸುವ ಇಲ್ಲವೆ ನಿರಾಕರಿಸುವ ಅಧಿಕಾರವನ್ನು

الْأَرْضِ يُعَذِّبُ مَنْ يَشَاءُ وَيَغْفِرُ لِمَنْ يَشَاءُ وَاللَّهُ عَلَىٰ كُلِّ شَيْءٍ قَدِيرٌ ﴿٤١﴾

يَا أَيُّهَا الرَّسُولُ لَا يَحْزُنكَ الَّذِينَ يُسَارِعُونَ فِي الْكُفْرِ مِنَ الَّذِينَ قَالُوا آمَنَّا بِأَقْوَامِهِمْ وَكَرُّوا مِنْ قُلُوبِهِمْ وَمِنَ الَّذِينَ هَادُوا سَمَّعُونَ لِلْكَذِبِ سَمَّعُونَ لِقَوْمٍ آخَرِينَ لَمْ يَأْتُوكَ طِيعًا فَهُمْ يَكْفُرُونَ الْكَلِمَ مِنْ بَعْدِ مَوَاضِعِهِ يَفْقَهُونَ إِنَّ أُوتِيئِمُّ هَذَا فَخَذُواهُ وَإِنْ لَمْ تَوْتُوا فَاحْذَرُوا وَمَنْ يُرِدِ اللَّهُ فِتْنَتَهُ فَكُنْ تَمَلِكْ لَهُ مِنَ اللَّهِ شَيْئًا أُولَٰئِكَ الَّذِينَ لَمْ يُرِدِ اللَّهُ أَنْ يُطَهِّرْ قُلُوبَهُمْ لَهُمْ فِي الدُّنْيَا خِزْيٌ ۗ وَ لَهُمْ فِي الْآخِرَةِ عَذَابٌ عَظِيمٌ ﴿٤٢﴾

سَمَّعُونَ لِلْكَذِبِ أَكْثَرُونَ لِلسَّحْتِ ۗ فَإِنْ جَاءُوكَ فَاحْكُم بَيْنَهُمْ أَوْ أَعْرَضْ عَنْهُمْ وَإِنْ تُعْرِضْ عَنْهُمْ فَلَنْ يَضُرُّوكَ

32. ಅರ್ಥಾತ್- ನಾವು ಆದೇಶಿಸುತ್ತಿರುವುದನ್ನೇ ಪ್ರವಾದಿವರ್ಯರೂ(ಸ) ಆದೇಶಿಸಿದರೆ ಅದನ್ನು ಸ್ವೀಕರಿಸಿರಿ. ಅನ್ಯಥಾ ಅದನ್ನು ನಿರಾಕರಿಸಿರಿ ಎಂದು ಅವರು ಅಜ್ಞಾನ ಜನರೊಡನೆ ಹೇಳುತ್ತಾರೆ.

33. ಅಲ್ಲಾಹನು ಯಾರನ್ನಾದರೂ ಗೊಂದಲಕ್ಕೀಡು ಮಾಡುವುದೆಂದರೆ ಯಾರಲ್ಲಾದರೂ ಕೆಟ್ಟ ಆಸಕ್ತಿಗಳು ಚಿಗುರೊಡೆಯುತ್ತಿರುವುದನ್ನು ಕಂಡು ಅಲ್ಲಾಹನು ಅವನ ಮುಂದೆ ನಿರಂತರ ಅವನನ್ನು ಪರೀಕ್ಷೆಗೆ ಗುರಿಪಡಿಸುವಂತಹ ಅವಕಾಶಗಳನ್ನು ತರುವುದಾಗಿದೆ. ಅವನು ಕೆಡುಕಿನ ಕಡೆಗೆ ಇನ್ನೂ ಸಂಪೂರ್ಣವಾಗಿ ವಾಲಿರದಿದ್ದರೆ ಇಂತಹ ಪರೀಕ್ಷೆಗಳ ವೇಳೆ ತನ್ನನ್ನು ಸ್ಥಿಮಿತಕ್ಕೆ ತಂದುಕೊಳ್ಳುತ್ತಾನೆ. ಅವನಲ್ಲಿರುವ ಕೆಡುಕನ್ನು ಎದುರಿಸಬಲ್ಲ ಒಳಿತಿನ ಪ್ರೇರಣೆಗಳನ್ನು ಪುಟಿದೇಳುತ್ತವೆ. ಆದರೆ ಅವನು ಸಂಪೂರ್ಣವಾಗಿ ಕೆಡುಕಿನ ಕಡೆಗೆ ವಾಲಿದ್ದರೆ, ಅವನ ಒಳಿತಿನ ಪ್ರೇರಣೆ ಕೆಡುಕಿನ ಪ್ರೇರಣೆಯ ಎದುರು ಒಳಗೊಳಗೇ ಸೋಲೊಪ್ಪಿಕೊಂಡಿದ್ದರೆ ತನ್ನ ಪರೀಕ್ಷೆಯ ಘಳಿಗೆಯಲ್ಲಿ ಅವನು ಕೆಡುಕಿನ ಮುಷ್ಟಿಯಲ್ಲಿ ಸಿಲುಕುತ್ತಾ ಹೋಗುತ್ತಾನೆ. ಇದು ವ್ಯಕ್ತಿಯನ್ನು ಅಲ್ಲಾಹನು ಗೊಂದಲಕ್ಕೀಡು ಮಾಡುವ ರೀತಿಯಾಗಿದೆ. ಅದರಿಂದ ಮನುಷ್ಯನನ್ನು ಸುರಕ್ಷಿತವಾಗಿರಿಸಲು ಅವನ ಯಾವ ಹಿತೈಷಿಗೂ ಸಾಧ್ಯವಾಗುವುದಿಲ್ಲ.

<p>ನಿಮಗೆ ಕೊಡಲಾಗುತ್ತದೆ. ನೀವು ನಿರಾಕರಿಸಿದರೆ ಇವರು ನಿಮಗೆ ಯಾವ ಕೇಡನ್ನೂ ಉಂಟು ಮಾಡಲಾರರು ಮತ್ತು ನೀವು ತೀರ್ಪು ನೀಡುವುದಿದ್ದರೆ, ಸರಿಯಾಗಿ ನ್ಯಾಯಪೂರ್ವಕವಾಗಿ ತೀರ್ಪು ನೀಡಿರಿ. ಅಲ್ಲಾಹನು ನ್ಯಾಯಪರಿಪಾಲಕರನ್ನು ಮೆಚ್ಚುತ್ತಾನೆ.³⁴</p>	<p>شَيْئًا وَإِنْ حَكَمْتَ فَأَحْكُم بَيْنَهُم بِالْقِسْطِ إِنَّ اللَّهَ يُحِبُّ الْمُقْسِطِينَ ﴿٤١﴾</p>
<p>43. ಅಲ್ಲಾಹನ ಆಜ್ಞೆ ಬರೆದಿರುವ 'ತೌರಾತ್' ಇವರ ಬಳಿಯಲ್ಲಿದ್ದೂ ಇವರು ಅದರಿಂದ ಹಿಂಜರಿಯುತ್ತಿರುವಾಗ ನಿಮ್ಮನ್ನು ಮಧ್ಯಸ್ಥನನ್ನಾಗಿ ಮಾಡುವುದು ಹೇಗೆ? ವಾಸ್ತವದಲ್ಲಿ ಇವರು ವಿಶ್ವಾಸವನ್ನೇ ಇರಿಸುವುದಿಲ್ಲ.</p>	<p>وَكَيفَ يُحْكِمُونَكَ وَعِنْدَهُمُ التَّوْرَةُ فِيهَا حُكْمُ اللَّهِ ثُمَّ يَتَوَلَّوْنَ مِنْ بَعْدِ ذَلِكَ وَمَا أُولَئِكَ بِالْمُؤْمِنِينَ ﴿٤٢﴾</p>
<p>44. ನಾವು 'ತೌರಾತ್'ನ್ನು ಅವತೀರ್ಣಗೊಳಿಸಿದ್ದೆವು. ಅದರಲ್ಲಿ ಮಾರ್ಗದರ್ಶನ ಮತ್ತು ಪ್ರಕಾಶವಿತ್ತು. ಮುಸ್ಲಿಮರಾಗಿದ್ದ (ಅಲ್ಲಾಹನ ಆಜ್ಞಾನುಸಾರಿಗಳಾಗಿದ್ದ) ಎಲ್ಲ ಪ್ರವಾದಿಗಳೂ ಅದರ ಪ್ರಕಾರವೇ ಈ ಯಹೂದಿಗಳ ವ್ಯಾಜ್ಯಗಳನ್ನು ಇತ್ಯರ್ಥಗೊಳಿಸುತ್ತಿದ್ದರು ಮತ್ತು ಇದೇ ರೀತಿಯಲ್ಲಿ ರಬ್ಬಾನಿಗಳೂ ಅಹ್‌ಬಾರರೂ³⁵ (ಇದರ ಆಧಾರ ಪ್ರಕಾರವೇ ತೀರ್ಪು ನೀಡುತ್ತಿದ್ದರು). ಏಕೆಂದರೆ ಅವರನ್ನು ದೇವಗ್ರಂಥದ ರಕ್ಷಣೆಯ ಹೊಣೆಗಾರರನ್ನಾಗಿ ಮಾಡಲಾಗಿತ್ತು. ಅವರು ಅದಕ್ಕೆ ಸಾಕ್ಷಿಗಳಾಗಿದ್ದರು. ಆದುದರಿಂದ (ಓ ಯಹೂದಿ ವರ್ಗದವರೇ) ನೀವು ಜನರನ್ನು ಭಯಪಡಬೇಡಿರಿ, ನನ್ನನ್ನು ಭಯಪಡಿರಿ ಮತ್ತು ನನ್ನ 'ಸೂಕ್ತ'ಗಳನ್ನು ಅಲ್ಪ ಪ್ರತಿಫಲ ಪಡೆದು ಮಾರಾಟ ಮಾಡುವುದನ್ನು ಬಿಟ್ಟುಬಿಡಿರಿ. ಅಲ್ಲಾಹನು ಅವತೀರ್ಣಗೊಳಿಸಿದ ಕಾನೂನಿನ ಪ್ರಕಾರ ತೀರ್ಮಾನ ಮಾಡದವರೇ ಸತ್ಯನಿಷೇಧಿಗಳು.</p>	<p>إِنَّا أَنْزَلْنَا التَّوْرَةَ فِيهَا هُدًى وَنُورٌ يُحْكَمُ بِهَا النَّبِيُّونَ الَّذِينَ أَسْلَمُوا لِلَّذِينَ هَادُوا وَالرَّبَّابِيُّونَ وَالْأَحْبَابُ بِمَا اسْتُحْفِظُوا مِنْ كِتَابِ اللَّهِ وَكَانُوا عَلَيْهِ شُهَدَاءَ فَلَا تَخْشَوُا النَّاسَ وَاحْشَوْنِي وَلَا تَشْتَرُوا بِآيَاتِي ثَمَنًا قَلِيلًا وَمَنْ لَمْ يَحْكَمْ بِمَا أَنْزَلَ اللَّهُ فَأُولَئِكَ هُمُ الْكٰفِرُونَ ﴿٤٣﴾</p>
<p>45. ಜೀವಕ್ಕೆ ಬದಲು ಜೀವ, ಕಣ್ಣಿಗೆ ಬದಲು ಕಣ್ಣು, ಮೂಗಿಗೆ ಬದಲು ಮೂಗು, ಕಿವಿಗೆ ಬದಲು ಕಿವಿ, ಹಲ್ಲಿಗೆ ಬದಲು ಹಲ್ಲು ಮತ್ತು ಎಲ್ಲ ಗಾಯಗಳಿಗೆ ಸರಿ ಸಮಾನ ಪ್ರತೀಕಾರವೆಂದು ಯಹೂದಿಯರಿಗೆ ನಾವು ತೌರಾತಿನಲ್ಲಿ ಆದೇಶಿಸಿದ್ದೆವು. ಯಾರಾದರೂ ಪ್ರತೀಕಾರವನ್ನು 'ದಾನ' ಮಾಡಿದರೆ ಅದು ಅವನ ಪಾಲಿಗೆ</p>	<p>وَكَتَبْنَا عَلَيْهِمْ فِيهَا أَنَّ النَّفْسَ بِالنَّفْسِ وَالْعَيْنَ بِالْعَيْنِ وَالْأَنْفَ بِالْأَنْفِ وَالْأُذُنَ بِالْأُذُنِ وَالسِّنَّ بِالسِّنِّ وَالْجُرُوحَ قِصَاصًا فَمَنْ تَصَدَّقَ بِهِ</p>
<p>34. ಯಹೂದಿಯರು ಆ ತನಕ ಇಸ್ಲಾಮಿ ಸರ್ಕಾರದ ಅಧಿಕೃತ ಪ್ರಜೆಗಳಾಗಿ ಮಾರ್ಪಟ್ಟಿರಲಿಲ್ಲ. ಇಸ್ಲಾಮಿ ಸಾಮ್ರಾಜ್ಯದೊಂದಿಗೆ ಅವರ ಸಂಬಂಧ ಒಪ್ಪಂದಬದ್ಧವಾಗಿತ್ತು. ಆದ್ದರಿಂದ ಪ್ರವಾದಿವರ್ಯರ(ಸ) ನ್ಯಾಯಾಲಯದ ಮೊರಹೋಗುವ ಬದ್ಧತೆ ಅವರಿಗಿರಲಿಲ್ಲ. ಆದರೆ ತಮ್ಮ ಧಾರ್ಮಿಕ ನಿಯಮಕ್ಕೆ ಅನುಗುಣವಾದ ತೀರ್ಮಾನವನ್ನು ಬಯಸದ ವ್ಯವಹಾರಗಳಿಗೆ ಸಂಬಂಧಿಸಿದಂತೆ ಅವರು ಪ್ರವಾದಿವರ್ಯರ(ಸ) ಬಳಿಗೆ ಬರುತ್ತಿದ್ದರು. ಪ್ರವಾದಿವರ್ಯರ(ಸ) ಶರೀಅತ್‌ನಲ್ಲಿ ತಮಗೆ ಬೇರೆ ವಿಧಿ ಇರಬಹುದು. ಆ ಮೂಲಕ ತಮ್ಮ ಧಾರ್ಮಿಕ ವಿಧಿಯನ್ನು ಪಾಲಿಸುವುದರಿಂದ ಮುಕ್ತವಾಗಬಹುದು ಎಂಬುದು ಅವರ ಉದ್ದೇಶವಾಗಿರುತ್ತಿತ್ತು.</p> <p>35. 'ರಬ್ಬಾನಿ' ಎಂದರೆ ಧಾರ್ಮಿಕ ವಿದ್ವಾಂಸರು, 'ಅಹ್ಬಾರ್' ಎಂದರೆ ಕರ್ಮಶಾಸ್ತ್ರಜ್ಞರು.</p>	

ಪ್ರಾಯಶ್ಚಿತ್ತವಾಗುವುದು. ಅಲ್ಲಾಹನಿಂದ ಅವತೀರ್ಣಗೊಂಡ ಕಾನೂನಿನ ಪ್ರಕಾರ ತೀರ್ಮಾನ ಮಾಡದವರೇ ಅಕ್ರಮಿಗಳು.

46. ಮುಂದೆ ನಾವು ಆ ಪ್ರವಾದಿಗಳ ತರುವಾಯ 'ಮರ್ಯಮ್' ಪುತ್ರ 'ಈಸಾ'ರನ್ನು ರವಾನಿಸಿದೆವು. ಅವರು ತೌರಾತಿನೊಳಗಿರುವುದರ ಪೈಕಿ ತಮ್ಮ ಮುಂದೆ ಇದ್ದುದನ್ನು ದೃಢಪಡಿಸುವವರಾಗಿದ್ದರು. ನಾವು ಅವರಿಗೆ ಇಂಜೀಲನ್ನು ನೀಡಿದೆವು. ಅದರಲ್ಲಿ ಸನ್ಮಾರ್ಗದರ್ಶನ ಮತ್ತು ಪ್ರಕಾಶವಿತ್ತು. ಅದು ಸಹ ತೌರಾತಿನೊಳಗಿರುವುದರ ಪೈಕಿ ಆಗ ಇದ್ದುದನ್ನು ದೃಢಪಡಿಸುವಂತಹದಾಗಿತ್ತು ಮತ್ತು ಅದು ದೇವಭಯವುಳ್ಳವರಿಗೆ ಸಾದ್ಯಂತ ಮಾರ್ಗದರ್ಶನ ಮತ್ತು ಉಪದೇಶವಾಗಿತ್ತು.

47. ಇಂಜೀಲಿನವರು, ಅಲ್ಲಾಹನು ಅದರಲ್ಲಿ ಅವತೀರ್ಣಗೊಳಿಸಿದ ಕಾನೂನಿನ ಪ್ರಕಾರ ತೀರ್ಮಾನ ಕೈಗೊಳ್ಳಬೇಕೆಂದು ನಮ್ಮ ಅಪ್ಪಣೆ ಇತ್ತು. ಅಲ್ಲಾಹನು ಅವತೀರ್ಣಗೊಳಿಸಿದ ಕಾನೂನಿನ ಪ್ರಕಾರ ತೀರ್ಮಾನ ಕೈಗೊಳ್ಳದವರೇ ಕರ್ಮಭ್ರಷ್ಟರು.³⁶

48. ಓ ಪೈಗಂಬರರೇ, ನಾವು ಈ ಗ್ರಂಥವನ್ನು ನಿಮಗೆ ಕಳುಹಿಸಿದೆವು. ಇದು ಸತ್ಯದೊಂದಿಗೆ ಬಂದಿದೆ ಮತ್ತು 'ಅಲ್ ಕಿತಾಬ್'ನ ಪೈಕಿ ತನ್ನ ಮುಂದಿರುವುದನ್ನೆಲ್ಲ ದೃಢಪಡಿಸುವಂತಹದೂ ಅದರ ಸಂರಕ್ಷಣೆ ಆಗಿರುತ್ತದೆ.³⁷ ಅದುದರಿಂದ ನೀವು ಅಲ್ಲಾಹನಿಂದ

فَهُوَ كَفَّارًا لَّكَ ط وَمَنْ لَّمْ يَحْكَمْ بِمَا
أَنْزَلَ اللَّهُ فَأُولَئِكَ هُمُ الظَّالِمُونَ ﴿٤٦﴾
وَقَفَّيْنَا عَلَىٰ آثَارِهِم بِعِيسَى ابْنِ
مَرْيَمَ مُصَدِّقًا لِّمَا بَيْنَ يَدَيْهِ مِنَ
التَّوْرَةِ ۗ وَآتَيْنَاهُ الْإِنجِيلَ فِيهِ
هُدًى وَ نُورٌ ۗ وَ مُصَدِّقًا لِّمَا بَيْنَ
يَدَيْهِ مِنَ التَّوْرَةِ ۗ وَ هُدًى وَ
مَوْعِظَةً لِّلْمُتَّقِينَ ﴿٤٧﴾

وَيَحْكُمُ أَهْلَ الْإِنجِيلِ بِمَا أَنْزَلَ
اللَّهُ فِيهِ ۗ وَمَنْ لَّمْ يَحْكَمْ بِمَا أَنْزَلَ
اللَّهُ فَأُولَئِكَ هُمُ الْفٰسِقُونَ ﴿٤٨﴾

وَ أَنْزَلْنَا إِلَيْكَ الْكِتَابَ بِالْحَقِّ مُصَدِّقًا
لِّمَا بَيْنَ يَدَيْهِ مِنَ الْكِتَابِ وَ مَهْمِمْيًا
عَلَيْهِ ۗ فَاحْكُم بَيْنَهُم بِمَا أَنْزَلَ اللَّهُ وَلَا

36. ಇಲ್ಲಿ ದೇವನಿಂದ ಅವತೀರ್ಣಗೊಂಡ ಕಾನೂನಿಗೆ ಅನುಗುಣವಾಗಿ ತೀರ್ಮಾನಿಸದ ಜನರಿಗೆ ಸಂಬಂಧಿಸಿದಂತೆ ಅಲ್ಲಾಹನು ಮೂರು ಆದೇಶಗಳನ್ನು ನೀಡಿದ್ದಾನೆ.

1. ಅವರು ಸತ್ಯನಿಷೇಧಿಗಳಾಗಿದ್ದಾರೆ.
2. ಅವರು ಅಕ್ರಮಿಗಳಾಗಿದ್ದಾರೆ.
3. ಅವರು ಕರ್ಮಭ್ರಷ್ಟರಾಗಿದ್ದಾರೆ. ಅಲ್ಲಾಹನ ಆದೇಶ ಸರಿಯಾದುದಲ್ಲ, ಬದಲಾಗಿ ತನ್ನ ಅಥವಾ ಇತರ ಮಾನವರ ಆದೇಶವೇ ಸರಿಯಾದುದೆಂಬ ಭಾವನೆಯಿಂದ ದೇವಾದೇಶಕ್ಕೆ ವಿರುದ್ಧವಾದ ತೀರ್ಮಾನ ಮಾಡುವವನು ಅಪ್ಪಟ ಸತ್ಯನಿಷೇಧಿ, ಅಕ್ರಮಿ ಮತ್ತು ಧರ್ಮಭ್ರಷ್ಟನಾಗಿದ್ದಾನೆ. ದೇವಾದೇಶವೇ ಸರಿಯಾದುದೆಂದು ವಿಶ್ವಾಸವಿರುವ ಆದರೆ ವ್ಯವಹಾರದಲ್ಲಿ ಅದಕ್ಕೆ ವಿರುದ್ಧವಾದ ತೀರ್ಮಾನ ಕೈಗೊಳ್ಳುವವನು ಧರ್ಮಭ್ರಷ್ಟನಲ್ಲ. ಆದರೆ ಅವನು ತನ್ನ ವಿಶ್ವಾಸವನ್ನು ಸತ್ಯನಿಷೇಧ, ಅಕ್ರಮಿ ಮತ್ತು ಕರ್ಮಭ್ರಷ್ಟತೆಯಿಂದ ಕಲಸುಮೇಲೋಗರ ಗೊಳಿಸುತ್ತಿದ್ದಾನೆ. ಹಾಗೆಯೇ ತನ್ನೆಲ್ಲಾ ವ್ಯವಹಾರಗಳಲ್ಲಿ ದೇವಾದೇಶಕ್ಕೆ ವಿರುದ್ಧವಾಗಿ ವರ್ತಿಸುವವನು ಎಲ್ಲಾ ವ್ಯವಹಾರಗಳಲ್ಲಿ ಸತ್ಯನಿಷೇಧಿ, ಅಕ್ರಮಿ ಮತ್ತು ಕರ್ಮಭ್ರಷ್ಟನಾಗಿದ್ದಾನೆ. ಕೆಲವು ವ್ಯವಹಾರಗಳಲ್ಲಿ ದೇವಾದೇಶಗಳಿಗೆ ವಿಧೇಯನೂ ಕೆಲವರಲ್ಲಿ ಅವಿಧೇಯನೂ ಆಗಿದ್ದರೆ ವಿಧೇಯತೆ ಮತ್ತು ಅವಿಧೇಯತೆಯನ್ನು ಅವನು ಯಾವ ಪ್ರಮಾಣದಲ್ಲಿ ಮಿಶ್ರಗೊಳಿಸಿದ್ದಾನೋ ಅದಕ್ಕನುಗುಣವಾಗಿ ಅವನಲ್ಲಿ ಈಮಾನ್, ಇಸ್ಲಾಮ್, ಸತ್ಯನಿಷೇಧ, ಅಕ್ರಮಿ ಮತ್ತು ಕರ್ಮಭ್ರಷ್ಟತೆ ಕಲಸುಮೇಲೋಗರಗೊಂಡಿರುತ್ತದೆ.

37. ಇಲ್ಲಿ ಪ್ರಮುಖ ವಾಸ್ತವಿಕತೆಯೊಂದರ ಕಡೆಗೆ ಬೊಟ್ಟು ಮಾಡಲಾಗಿದೆ. ಹಿಂದಿನ ಗ್ರಂಥಗಳ ಪೈಕಿ ಯಥಾಸ್ಥಿತಿಯಲ್ಲಿರುವವುಗಳನ್ನು ಕುರ್ಆನ್ ದೃಢೀಕರಿಸುತ್ತದೆ ಎಂದೂ ಈ ವಿಷಯವನ್ನು ಪ್ರಸ್ತಾಪಿಸಬಹುದಾಗಿತ್ತು. ಆದರೆ ಅಲ್ಲಾಹನು 'ಹಿಂದಿನ ಗ್ರಂಥಗಳು' ಎಂಬುದರ ಬದಲಿಗೆ 'ಅಲ್ ಕಿತಾಬ್'(The Book) ಎಂಬ ಪದವನ್ನು ಪ್ರಯೋಗಿಸಿದ್ದಾನೆ. ಇದರಿಂದ ಕುರ್ಆನ್ ಮತ್ತು ವಿವಿಧ

ಅವತೀರ್ಣಗೊಂಡ ಕಾನೂನಿನ ಪ್ರಕಾರ ಜನರ ವ್ಯವಹಾರಗಳನ್ನು ತೀರ್ಮಾನಿಸಿರಿ ಮತ್ತು ನೀವು ನಿಮ್ಮ ಬಳಿಗೆ ಬಂದಿರುವ ಸತ್ಯದಿಂದ ವಿಮುಖರಾಗಿ, ಅವರ ಇಚ್ಛೆಗಳನ್ನನುಸರಿಸಬೇಡಿರಿ. - ನಾವು ನಿಮ್ಮ (ಮಾನವರ) ಪೈಕಿ ಪ್ರತಿಯೊಬ್ಬನಿಗೆ ಒಂದು ಧರ್ಮಶಾಸ್ತ್ರ ಮತ್ತು ಕರ್ಮಮಾರ್ಗವನ್ನು ನಿಶ್ಚಯಿಸಿದೆವು. ನಿಮ್ಮ ದೇವನು ಇಚ್ಛಿಸುತ್ತಿದ್ದರೆ ನಿಮ್ಮೆಲ್ಲರನ್ನು ಒಂದೇ 'ಸಮುದಾಯ'ವನ್ನಾಗಿಯೂ ಮಾಡಲು ಸಾಧ್ಯವಿತ್ತು. ಆದರೆ ಅವನು ನಿಮಗೆ ಏನು ನೀಡಿರುವನೋ ಅದರಲ್ಲಿ ನಿಮ್ಮನ್ನು ಪರೀಕ್ಷಿಸಲಿಕ್ಕಾಗಿ ಹೀಗೆ ಮಾಡಿದನು. ಆದುದರಿಂದ ಸತ್ಕರ್ಮಗಳಲ್ಲಿ ಪರಸ್ಪರ ಸ್ಪರ್ಧಿಸಲು ಪ್ರಯತ್ನಿಸಿರಿ. ಕೊನೆಗಂತು ನಿಮಗೆಲ್ಲರಿಗೂ ಅಲ್ಲಾಹನ ಕಡೆಗೆ ಮರಳಿ ಹೋಗಲಿಕ್ಕಿದೆ. ಆಗ ನೀವು ಭಿನ್ನಾಭಿಪ್ರಾಯವಿರಿಸಿ ಕೊಳ್ಳುತ್ತಿರುವ ವಿಷಯಗಳ ವಸ್ತುಸ್ಥಿತಿಯನ್ನು ಅವನು ನಿಮಗೆ ತೋರಿಸಿ ಕೊಡುವನು.

49. ಆದುದರಿಂದ ಓ ಪೈಗಂಬರರೇ, ನೀವು ಅಲ್ಲಾಹನಿಂದ ಅವತೀರ್ಣಗೊಂಡ ಕಾನೂನಿನ ಪ್ರಕಾರ ಇವರ ವ್ಯವಹಾರಗಳ ತೀರ್ಮಾನ ಮಾಡಿರಿ ಮತ್ತು ಇವರ ಅಭೀಷ್ಟಗಳನ್ನು ಅನುಸರಿಸಬೇಡಿರಿ. ಇವರು ನಿಮ್ಮನ್ನು 'ಗೊಂದಲ'ದಲ್ಲಿ ಸಿಲುಕಿಸಿ, ಅಲ್ಲಾಹನು ನಿಮ್ಮ ಮೇಲೆ ಅವತೀರ್ಣಗೊಳಿಸಿದ ಈ ಮಾರ್ಗದರ್ಶನದಿಂದ ಕಿಂಚಿತ್ತೂ ವಿಮುಖಗೊಳಿಸದಂತೆ ಬಹಳ ಜಾಗರೂಕರಾಗಿರಿ. ಇವರು ಇದನ್ನು ಸ್ವೀಕರಿಸದಿದ್ದರೆ ಅಲ್ಲಾಹನು ಇವರ ಕೆಲವು ಅಪರಾಧಗಳ ನಿಮಿತ್ತ ಇವರನ್ನು ಯಾತನೆಗೆ ಒಳಪಡಿಸಲು ತೀರ್ಮಾನಿಸಿಯೇ ಬಿಟ್ಟಿರುತ್ತಾನೆಂಬುದನ್ನು ತಿಳಿದಿರಿ. ವಾಸ್ತವದಲ್ಲಿ ಇವರಲ್ಲಿ ಹೆಚ್ಚಿನವರು 'ಕರ್ಮಭ್ರಷ್ಟ'ರಾಗಿರುತ್ತಾರೆ.

50. (ಇವರು ದೇವಶಾಸನವನ್ನು ನಿರಾಕರಿಸುತ್ತಿದ್ದಾರೆ) ಇನ್ನೇನು ಇವರು ಅಜ್ಞಾನದ³⁸ ತೀರ್ಮಾನವನ್ನು ಬಯಸುತ್ತಾರೆಯೇ? ವಸ್ತುತಃ

تَتَّبِعْ أَهْوَاءَهُمْ عَمَّا جَاءَكَ مِنَ الْحَقِّ
رُبَّكُمْ جَعَلْنَا مِنْكُمْ شُرَعَةً وَمِنْهَا جُنْحًا
وَلَوْ شَاءَ اللَّهُ لَجَعَلَكُمْ أُمَّةً وَاحِدَةً
وَلَكِنْ لِيَبْلُوَكُمْ فِي مَا آتَاكُمْ فَاسْتَبِقُوا
الْخَيْرَاتِ إِلَى اللَّهِ مَرْجِعُكُمْ جَمِيعًا
فِي نَدْوَةِ اللَّهِ رَبِّكُمْ فِيهِ تَلْتَفُونَ ﴿٥٠﴾

وَأَن آخُكُم بَيْنَهُمْ بِمَا أَنزَلَ اللَّهُ وَلَا
تَتَّبِعْ أَهْوَاءَهُمْ وَاحِدًا مِنْهُمْ أَنْ يَفْتِنُوكَ
عَنْ بَعْضِ مَا أَنزَلَ اللَّهُ إِلَيْكَ فَإِنْ
تَوَلَّوْا فَاَعْلَمَ أَنَّمَا يُرِيدُ اللَّهُ أَنْ يُصِيبَهُمْ
بِبَعْضِ ذُنُوبِهِمْ وَإِنَّ كَثِيرًا مِنَ
النَّاسِ لَفَاسِقُونَ ﴿٥٠﴾

أَفْخُكُم الْجَاهِلِينَ يَتَّبِعُونَ وَمَنْ أَحْسَنُ
مِنَ اللَّهِ حُكْمًا يَقْرَؤُونَ يُوْقِنُونَ ﴿٥١﴾

ಕಾಲ ಹಾಗೂ ಭಾಷೆಗಳಲ್ಲಿ ಅಲ್ಲಾಹನ ವತಿಯಿಂದ ಅವತೀರ್ಣಗೊಂಡ ಗ್ರಂಥಗಳೆಲ್ಲವೂ ಮೂಲತಃ ಒಂದೇ ಗ್ರಂಥವಾಗಿದೆ ಎಂಬ ರಹಸ್ಯ ಬಯಲಾಗುತ್ತದೆ. ಅವುಗಳ ಕರ್ತೃ ಒಬ್ಬನೇ. ಅವುಗಳ ಉದ್ದೇಶ, ಧ್ಯೇಯ ಮತ್ತು ಬೋಧನೆಗಳೆಲ್ಲವೂ ಒಂದೇ ತೆರನಾದುದು. ಮಾನವಕುಲಕ್ಕೆ ಅವುಗಳ ಮೂಲಕ ಒಂದೇ ರೀತಿಯ ಶಿಕ್ಷಣವನ್ನು ಕಲಿಸಲಾಯಿತು. ಅವುಗಳ ನಡುವೆ ವ್ಯತ್ಯಾಸ- ವಾಕ್ಯಗಳಲ್ಲಿ ಮಾತ್ರವಿದೆ. ಬೇರೆ ಬೇರೆ ಅಭಿಪ್ರಾಯಭಿತ್ತಿಗಳಿಗೆ ಅನುಗುಣವಾಗಿ ವಿಭಿನ್ನ ರೀತಿಯ ವಾಕ್ಯಗಳನ್ನು ಬಳಸಲಾಗಿದೆ. ಕುರ್ಆನ್ 'ಅಲ್-ಕಿತಾಬ್'ನ ಸಂರಕ್ಷಕವಾಗಿದೆ ಎಂದರೆ ಅದು ತನ್ನೊಳಗೆ ಪೂರ್ವದ ದೈವಿಕ ಗ್ರಂಥಗಳಲ್ಲಿ ನೀಡಲಾಗಿರುವ ಸಮಸ್ತ ಬೋಧನೆಗಳನ್ನು ಸುರಕ್ಷಿತವಾಗಿರಿಸಿದೆ ಎಂದಾಗಿದೆ. ಆದ್ದರಿಂದ ಆ ಸದ್ಬೋಧನೆಗಳ ಪೈಕಿ ಈಗ ಯಾವುದೂ ಅಳಿದು ಹೋಗುವಂತಿಲ್ಲ.

38. 'ಅಜ್ಞಾನ' ಎಂಬ ಪದವನ್ನು ಇಸ್ಲಾಮಿಗೆ ವಿರುದ್ಧವಾಗಿ ಉಪಯೋಗಿಸಲಾಗುತ್ತದೆ. ಇಸ್ಲಾಮ್ ಸಾರಸಂಪೂರ್ಣವಾಗಿ ಜ್ಞಾನದ ಪದ್ಧತಿಯಾಗಿದೆ. ಏಕೆಂದರೆ ಅದು ಸಕಲ ಸತ್ಯಗಳನ್ನು ಅರಿತಿರುವ ಸರ್ವಜ್ಞನ ಮಾರ್ಗದರ್ಶನದಿಂದ ಕೂಡಿದೆ. ಇದಕ್ಕೆ ವಿರುದ್ಧವಾಗಿ ಇಸ್ಲಾಮೇತರ

ಅಲ್ಲಾಹನ ಮೇಲೆ ದೃಢವಿಶ್ವಾಸವಿರಿಸುವವರ ದೃಷ್ಟಿಯಲ್ಲಿ ಅಲ್ಲಾಹನ ತೀರ್ಮಾನಕ್ಕಿಂತ ಶ್ರೇಷ್ಠ ತೀರ್ಮಾನ ಮಾಡುವವನು ಇನ್ನಾರಿರಬಹುದು!

51. ಓ ಸತ್ಯವಿಶ್ವಾಸಿಗಳೇ, ನೀವು ಯಹೂದಿಯರನ್ನೂ ಕ್ರೈಸ್ತರನ್ನೂ ನಿಮ್ಮ ಆಪ್ತರನ್ನಾಗಿ ಮಾಡಿಕೊಳ್ಳಬೇಡಿರಿ. ಇವರು ಪರಸ್ಪರ ಆಪ್ತರು. ನಿಮ್ಮಲ್ಲಾರಾದರೂ ಅವರನ್ನು ಆಪ್ತರನ್ನಾಗಿ ಮಾಡಿಕೊಂಡರೆ ಅವನೂ ಅವರೊಂದಿಗೇ ಸೇರಿದವನಾಗಿರುತ್ತಾನೆ. ವಾಸ್ತವದಲ್ಲಿ ಅಲ್ಲಾಹನು ಅಕ್ರಮಿಗಳಿಗೆ ಮಾರ್ಗದರ್ಶನ ಮಾಡುವುದಿಲ್ಲ.

يَا أَيُّهَا الَّذِينَ آمَنُوا لَا تَتَّخِذُوا الْيَهُودَ
وَالنَّصَارَىٰ أَوْلِيَاءَ ۚ بَعْضُهُمْ أَوْلِيَاءُ
بَعْضٍ ۚ وَمَنْ يَتَوَلَّهُمْ فإِنَّهُ مِنَّمِ
إِنَّ اللَّهَ لَا يَهْدِي الْقَوْمَ الظَّالِمِينَ ﴿٥١﴾

52. ಹೃದಯಗಳಲ್ಲಿ ಕಾಪಟ್ಟಿರುವ ರೋಗವುಳ್ಳವರು ಅವರಲ್ಲೇ ಓಡಾಡಿ ಕೊಂಡಿರುವುದನ್ನು ನೀವು ಕಾಣುತ್ತೀರಿ. ಅವರು "ನಾವೇನಾದರೂ ಸಂಕಷ್ಟಗಳ ಸುಳಿಯಲ್ಲಿ ಸಿಲುಕಿ ಹೋಗುವೆವೋ ಎಂದು ನಮಗೆ ಭಯವಾಗುತ್ತದೆ" ಎನ್ನುತ್ತಾರೆ. ಅಲ್ಲಾಹ್ ನಿಮಗೆ ನಿರ್ಣಾಯಕ ವಿಜಯ ದಯಪಾಲಿಸಿದಾಗ ಅಥವಾ ತನ್ನ ಕಡೆಯಿಂದ ಇನ್ನೇನಾದರೂ ವ್ಯಕ್ತಪಡಿಸಿದಾಗ, ಇವರು ತಮ್ಮ ಹೃದಯದೊಳಗೆ ಬಚ್ಚಿಟ್ಟುಕೊಂಡಿರುವ ಈ ಕಾಪಟ್ಟಿರುವ ಬಗ್ಗೆ ಲಜ್ಜಿತರಾಗಲೂ ಬಹುದು.

قَرَى الَّذِينَ فِي قُلُوبِهِمْ مَرَضٌ يُسَارِعُونَ
فِيهِمْ يَقُولُونَ نَحْشَىٰ أَنْ تُصِيبَنَا دَائِرَةٌ
فَعَسَىٰ اللَّهُ أَنْ يَأْتِيَ بِالْفَتْحِ أَوْ أَمْرٍ
مِّنْ عِنْدِهِ فَيُضْحِكُوهُ عَلَىٰ مَا أَسْرَوْا
فِي أَنْفُسِهِمْ نَدِيمِينَ ﴿٥٢﴾

53. ಆಗ, "ಅಲ್ಲಾಹನ ಹೆಸರನ್ನೆತ್ತಿ ದೃಢವಾದ ಪ್ರತಿಜ್ಞೆ ಮಾಡುತ್ತ ನಾವು ನಿಮ್ಮೊಂದಿಗೆ ಇದ್ದೇವೆಂದು ನಮಗೆ ಭರವಸೆ ಕೊಡುತ್ತಿದ್ದವರು ಇವರೇನು?" ಎಂದು ಸತ್ಯವಿಶ್ವಾಸಿಗಳು ಕೇಳುವರು. ಇವರ ಕರ್ಮಗಳೆಲ್ಲ ನಿಷ್ಫಲಗೊಂಡವು ಮತ್ತು ಕೊನೆಗೆ ಇವರು ಪರಾಜಿತರೂ ಆಗಿಬಿಟ್ಟರು.

وَيَقُولُ الَّذِينَ آمَنُوا أَهْلُ الْآيَاتِ الَّذِينَ
أَقْسَمُوا بِاللَّهِ جَهْدَ أَيْمَانِهِمْ أَنَّهُمْ
لَعَنَكُمْ حَبِطَتِ أَعْمَالُكُمْ فَأَصْبَحُوا خاسِرِينَ ﴿٥٣﴾

54. ಓ ಸತ್ಯವಿಶ್ವಾಸಿಗಳೇ, ನಿಮ್ಮಲ್ಲಾರಾದರೂ ಧರ್ಮದಿಂದ ವಿಮುಖನಾಗುತ್ತಿದ್ದರೆ (ಆಗಲಿ.) ಅಲ್ಲಾಹನ ಪ್ರೀತಿಗೆ ಪಾತ್ರರಾದ ಹಾಗೂ ಅಲ್ಲಾಹನನ್ನು ಪ್ರೀತಿಸುವ ಇನ್ನೊಂದು ಜನವಿಭಾಗವನ್ನು ಅಲ್ಲಾಹನು ಸೃಷ್ಟಿಸುವನು. ಅವರು ಸತ್ಯವಿಶ್ವಾಸಿಗಳೊಂದಿಗೆ

يَا أَيُّهَا الَّذِينَ آمَنُوا مَنْ يَرْتَدَّ مِنكُمْ
عَنْ دِينِهِ فَمَا يَتَّخِذْ يَأْتِي اللَّهَ بِقَوْمٍ
يُحِبُّهُمْ وَيُحِبُّونَهُ ۗ أُولَٰئِكَ عَلَىٰ

ವ್ಯವಸ್ಥೆಗಳ ಪೈಕಿ ಪ್ರತಿಯೊಂದೂ 'ಅಜ್ಞಾನ'ದ ವ್ಯವಸ್ಥೆಯಾಗಿದೆ. ಅರೇಬಿಯಾದ ಇಸ್ಲಾಮಿಗೆ ಪೂರ್ವದ ಕಾಲವನ್ನು ಅಜ್ಞಾನ ಕಾಲವೆನ್ನಲಾಗಿದೆ. ಏಕೆಂದರೆ ಆ ಕಾಲದಲ್ಲಿ ಜ್ಞಾನದ ಬದಲು ಬರೇ ಮೂಢನಂಬಿಕೆ, ಗುಮಾನಿ ಮತ್ತು ಸ್ವೇಚ್ಛೆಗಳ ಆಧಾರದಲ್ಲಿ ಮಾನವರು ತಮ್ಮ ಪಾಲಿಗೆ ಜೀವನ ವಿಧಾನವನ್ನು ಅಳವಡಿಸಿಕೊಂಡಿದ್ದರು. ಇಂತಹ ಧೋರಣೆಯನ್ನು ಯಾವ ಕಾಲದಲ್ಲಿ ಅನುಸರಿಸಲಾದರೂ ಅದನ್ನು ಅಜ್ಞಾನಜನ್ಯ ಧೋರಣೆಯಂತಲೇ ಕರೆಯಲಾಗುವುದು.

<p>ವಿನಮ್ರರೂ ಸತ್ಯನಿಷೇಧಿಗಳೊಂದಿಗೆ ಕಠೋರರೂ ಆಗಿರುವರು.³⁹ ಅವರು ಅಲ್ಲಾಹನ ಮಾರ್ಗದಲ್ಲಿ ಹೋರಾಟ ನಡೆಸುವರು. ಯಾವನೇ ಖಂಡಿಸುವವನ ಖಂಡನೆಗೆ ಭಯಪಡಲಾರರು. ಇದು ಅಲ್ಲಾಹನ ಮಹಾ ಅನುಗ್ರಹ. ಇದನ್ನು ಅವನು ತನಗಿಷ್ಟ ಬಂದವರಿಗೆ ಪ್ರದಾನ ಮಾಡುತ್ತಾನೆ. ಅಲ್ಲಾಹನು ಅತಿ ವಿಶಾಲ ಸಾಧನಾನುಕೂಲತೆಗಳ ಮಾಲಕನೂ, ಸರ್ವಜ್ಞನೂ ಆಗಿರುತ್ತಾನೆ.</p>	<p>الْمُؤْمِنِينَ أَعْرَضَ عَلَى الْكُفْرَيْنَ ز يُجَاهِدُونَ فِي سَبِيلِ اللَّهِ وَلَا يَخَافُونَ لَوْمَةً لَآئِمَّةً ذَلِكَ فَضْلُ اللَّهِ يُؤْتِيهِ مَنْ يَشَاءُ وَاللَّهُ وَاسِعٌ عَلِيمٌ ﴿٣٩﴾</p>
<p>55. ನಿಮ್ಮ ಆಪ್ತ ಮಿತ್ರರು ವಾಸ್ತವದಲ್ಲಿ ಅಲ್ಲಾಹ್, ಅಲ್ಲಾಹನ ಸಂದೇಶವಾಹಕರು ಮತ್ತು ನಮಾಝನ್ನು ಸಂಸ್ಥಾಪಿಸುವ, ರುಕ್ನಾತ್ ಕೊಡುವ ಹಾಗೂ ಅಲ್ಲಾಹನ ಮುಂದೆ ಬಾಗುವ ಸತ್ಯವಿಶ್ವಾಸಿಗಳು ಮಾತ್ರ.</p>	<p>إِنَّمَا وَلِيُّكُمُ اللَّهُ وَرَسُولُهُ وَالَّذِينَ آمَنُوا الَّذِينَ يُقِيمُونَ الصَّلَاةَ وَيُؤْتُونَ الزَّكَاةَ وَهُمْ رَاكِعُونَ ﴿٤٥﴾</p>
<p>56. ಅಲ್ಲಾಹನನ್ನೂ ಅವನ ಸಂದೇಶವಾಹಕನನ್ನು ಮತ್ತು ಸತ್ಯವಿಶ್ವಾಸಿಗಳನ್ನು ತನ್ನ ಆಪ್ತ ಮಿತ್ರರನ್ನಾಗಿ ಮಾಡಿಕೊಂಡವನು ಅಲ್ಲಾಹನ ಪಕ್ಷವೇ ವಿಜಯ ಹೊಂದುವ ಪಕ್ಷವೆಂದು ಅರಿತಿರಬೇಕು.</p>	<p>وَمَنْ يَتَوَلَّ اللَّهَ وَرَسُولَهُ وَالَّذِينَ آمَنُوا فَإِنَّ حَرْبَ اللَّهِ هُمُ الْعَالِمُونَ ﴿٤٦﴾</p>
<p>57. ಓ ಸತ್ಯವಿಶ್ವಾಸಿಗಳೇ, ನಿಮ್ಮ ಪೂರ್ವಗಾಮಿ ಗ್ರಂಥದವರ ಪೈಕಿ, ನಿಮ್ಮ ಧರ್ಮವನ್ನು ಅಣಕ ಹಾಗೂ ಹಾಸ್ಯ ವಿನೋದಗಳ ಸಾಧನವನ್ನಾಗಿ ಮಾಡಿಕೊಂಡವರನ್ನೂ ಇತರ 'ಸತ್ಯನಿಷೇಧಿ'ಗಳನ್ನೂ ನಿಮ್ಮ ಗೆಳೆಯ ಹಾಗೂ ಆಪ್ತ ಸ್ನೇಹಿತರನ್ನಾಗಿ ಮಾಡಿಕೊಳ್ಳಬೇಡಿರಿ. ನೀವು ಸತ್ಯವಿಶ್ವಾಸಿಗಳಾಗಿದ್ದರೆ ಅಲ್ಲಾಹನನ್ನು ಭಯಪಡಿರಿ.</p>	<p>يَا أَيُّهَا الَّذِينَ آمَنُوا لَا تَتَّخِذُوا الَّذِينَ اتَّخَذُوا دِينَكُمْ هُزُؤًا وَلَعِبًا مِّنَ الَّذِينَ أُوتُوا الْكِتَابَ مِن قَبْلِكُمْ وَالْكُفَّارَ أَوْلِيَاءَ وَاتَّقُوا اللَّهَ إِنَّ كُنتُم مِّنَ الْمُؤْمِنِينَ ﴿٤٧﴾</p>
<p>58 ನೀವು ನಮಾಝಿಗಾಗಿ ಕರೆ ನೀಡಿದಾಗ ಅವರು ಅದನ್ನು ಗೇಲಿ ಮಾಡಿ ಆಟವಾಡುತ್ತಾರೆ.⁴⁰ ಅವರು ಬುದ್ಧಿಹೀನರಾದುದರಿಂದಲೇ ಹಾಗೆ ಮಾಡುತ್ತಾರೆ.</p>	<p>وَإِذَا نَادَيْتُمْ إِلَى الصَّلَاةِ اتَّخَذُوا هُزُؤًا وَلَعِبًا ذَلِكَ بِأَنَّهُمْ قَوْمٌ لَا يَعْقِلُونَ ﴿٤٨﴾</p>
<p>39. 'ಸತ್ಯವಿಶ್ವಾಸಿಗಳೊಂದಿಗೆ ವಿನಮ್ರವಾಗಿರುವುದೆಂದರೆ ಒಬ್ಬ ವ್ಯಕ್ತಿ ಸತ್ಯವಿಶ್ವಾಸಿಗಳ ವಿರುದ್ಧ ತನ್ನ ಶಕ್ತಿಯನ್ನು ಎಂದೂ ಉಪಯೋಗಿಸದಿರುವುದು. ಅವನ ಬುದ್ಧಿವಂತಿಕೆ, ಜಾಣ್ಮೆ, ಸಾಮರ್ಥ್ಯ, ಪ್ರಭಾವ, ವರ್ಚಸ್ಸು, ಸಂಪತ್ತು, ದೈಹಿಕ ಬಲ ಇತ್ಯಾದಿಗಳ ಪೈಕಿ ಯಾವುದೂ ಮುಸ್ಲಿಮರ ದಮನ, ಉಪದ್ರವ ಮತ್ತು ವಿನಾಶಕ್ಕಾಗಿ ಉಪಯೋಗಿಸಲ್ಪಡದಿರುವುದು. ಮುಸ್ಲಿಮರು ಸದಾ ಅವನನ್ನು ವಿನಮ್ರ, ಕರುಣಾಳು ಹಿತ್ಯುಷಿ ಮತ್ತು ಸಹನಶೀಲನೆಂದೇ ಭಾವಿಸಬೇಕು.</p> <p>ಸತ್ಯನಿಷೇಧಿಗಳ ಪಾಲಿಗೆ ಕಠೋರವಾಗಿರುವುದೆಂದರೆ - ಸತ್ಯವಿಶ್ವಾಸಿ ತನ್ನ ವಿಶ್ವಾಸದಾರ್ಥ್ಯತೆ, ಧರ್ಮಬದ್ಧತೆ, ಆದರ್ಶಪರತೆ, ಚಾರಿತ್ರ್ಯಬಲ ಮತ್ತು ನಂಬಿಕೆಯ ವೈಶಾಲ್ಯದಿಂದಾಗಿ ಇಸ್ಲಾಮಿನ ಶತ್ರುಗಳ ವಿರುದ್ಧ ಬಂಡೆಯಂತೆ ಸ್ಥಿರವಾಗಿರುವುದು. ಯಾವ ಸಂದರ್ಭದಲ್ಲೂ ಅವನನ್ನು ತನ್ನ ಸ್ಥಾನದಿಂದ ಕದಲಿಸಲು ಸಾಧ್ಯವಾಗದಿರುವುದು. ಅವರು ಅವನನ್ನೆಂದೂ ಮೇಣದಂತೆ ಮೆದು ಮತ್ತು ಕೋಮಲನೆಂದು ಭಾವಿಸಲು ಆಸ್ಯದವಿಲ್ಲದಿರುವುದು. ಅವರಿಗೆ ಅವನನ್ನೆದುರಿಸ ಬೇಕಾಗಿ ಬಂದಾಗಲೆಲ್ಲಾ ಈ ಮಹಾಶಯ ಸಾಯಬಹುದು. ಆದರೆ ಮಾರಲ್ಪಡಲಾರ, ಯಾವ ಒತ್ತಡಕ್ಕೂ ಇವನು ಮಣಿಯಲಾರ ಎಂದೆನಿಸುವುದು.</p> <p>40. ಅರ್ಥಾತ್- ಅದಾನಿನ ಸ್ವರ ಕೇಳಿ ಅದನ್ನು ಅಣಕಿಸುತ್ತಾರೆ. ಅಪಹಾಸ್ಯಕ್ಕಾಗಿ ಅದರ ಶಬ್ದಗಳನ್ನು ಬದಲಿಸುತ್ತಾರೆ. ಅದನ್ನು ವಿಕೃತಗೊಳಿಸಿ ಗೇಲಿ ಮಾಡುತ್ತಾರೆ.</p>	

59. ಅವರೊಡನೆ ಹೇಳಿರಿ, "ಓ ಗ್ರಂಥದವರೇ, ನಾವು ಅಲ್ಲಾಹನ ಮೇಲೆ ಮತ್ತು ನಮ್ಮ ಕಡೆಗೆ ಅವತೀರ್ಣಗೊಂಡ ಹಾಗೂ ನಮಗಿಂತ ಮೊದಲೂ ಅವತೀರ್ಣವಾಗಿದ್ದ ಧಾರ್ಮಿಕ ಶಿಕ್ಷಣದ ಮೇಲೆ ವಿಶ್ವಾಸ ತಾಳಿರುತ್ತೇವೆಂಬುದಕ್ಕಾಗಿ ನೀವು ನಮ್ಮೊಡನೆ ಅಸಂತುಷ್ಟರಾಗಿದ್ದೀರೇ ವಿನಾ ಇನ್ನೇನು? ನಿಮ್ಮಲ್ಲಿ ಹೆಚ್ಚಿನವರು 'ಕರ್ಮಭ್ರಷ್ಟ'ರಾಗಿದ್ದಾರೆ."

قُلْ يَا أَهْلَ الْكِتَابِ هَلْ تَتَّقُونَ مَا آتَاكُمْ
أَنْ أَمَّا بِاللَّهِ وَمَا أُنزِلَ إِلَيْنَا وَمَا أُنزِلَ
مِنْ قَبْلُ وَأَنْ أَكْتُرْكُمْ فَسِقُونَ ﴿٥٩﴾

60. ಹೇಳಿರಿ- "ಅಲ್ಲಾಹನ ಬಳಿ 'ಕರ್ಮಭ್ರಷ್ಟ'ರಿಗಿಂತಲೂ ನಿಷ್ಕೃಷ್ಟವಾದ ಅಂತಿಮ ಗತಿ ಹೊಂದುವವರನ್ನು ತೋರಿಸಿ ಕೊಡಲೇ? ಅಲ್ಲಾಹನ ಶಾಪ ಹಾಗೂ ಕೋಪಕ್ಕೊಳಗಾದವರು, ಕಪಿಗಳಾಗಿಯೂ ಹಂದಿಗಳಾಗಿಯೂ ಮಾರ್ಪಡಿಸಲ್ಪಟ್ಟವರು ಮತ್ತು 'ತಾಗೂತ್'ನ ದಾಸ್ಯ ಕೈಗೊಂಡವರು. ಅವರ ಸ್ಥಾನವು ಇನ್ನೂ ಕೆಟ್ಟದಾಗಿರುತ್ತದೆ ಮತ್ತು ಅವರು 'ನೇರಮಾರ್ಗ'ದಿಂದ ಅತಿ ಹೆಚ್ಚು ವ್ಯತಿಚಲಿಸಿದವರಾಗಿರುತ್ತಾರೆ."

قُلْ هَلْ أَنْبَيْتُمْ بِسَيِّئِ مَنْ ذَلِكُمْ مَثُوبَةً
عِنْدَ اللَّهِ مَنْ لَعَنَهُ اللَّهُ وَغَضَبَ عَلَيْهِ
وَجَعَلَ مِنْهُمْ الْقَادَةَ وَالْخَنَازِيرَ وَعَبَدَ
الطَّاغُوتِ أُولَئِكَ شَرٌّ مَكَانًا وَأَضَلُّ
عَنْ سَوَاءِ السَّبِيلِ ﴿٦٠﴾

61. ಅವರು ನಿಮ್ಮ ಬಳಿಗೆ ಬಂದಾಗ, 'ನಾವು ವಿಶ್ವಾಸವಿಟ್ಟವು' ಎನ್ನುತ್ತಾರೆ. ವಾಸ್ತವದಲ್ಲಿ ಅವರು ಅವಿಶ್ವಾಸದೊಂದಿಗೇ ಬಂದಿದ್ದರು ಮತ್ತು ಅವಿಶ್ವಾಸದೊಂದಿಗೇ ಮರಳಿ ಹೋದರು. ಅವರು ತಮ್ಮ ಹೃದಯಗಳಲ್ಲಿ ಬಚ್ಚಿಟ್ಟುಕೊಂಡಿರುವುದನ್ನು ಅಲ್ಲಾಹನು ಚೆನ್ನಾಗಿ ಬಲ್ಲನು.

وَإِذَا جَاءُوكُمْ قَالُوا آمَنَّا وَقَدْ دَخَلُوا
بِالْكُفْرِ وَهُمْ قَدْ خَرَجُوا بِهِ ط وَاللَّهُ
أَعْلَمُ بِمَا كَانُوا يَكْتُمُونَ ﴿٦١﴾

62. ಅವರಲ್ಲಿ ಹೆಚ್ಚಿನವರು ಪಾಪ ಹಾಗೂ ಅಕ್ರಮ, ಅತ್ಯಾಚಾರ ಕಾರ್ಯಗಳಲ್ಲಿ ಶ್ರಮ ಪಡುತ್ತಿರುವುದನ್ನೂ 'ನಿಷಿದ್ಧ' ಸೊತ್ತನ್ನು ಉಣ್ಣುತ್ತಿರುವುದನ್ನೂ ನೀವು ಕಾಣುತ್ತೀರಿ. ಅವರು ಮಾಡುತ್ತಿರುವ ಕೃತ್ಯಗಳು ಅತ್ಯಂತ ನೀಚ.

وَتَرَى كَثِيرًا مِنْهُمْ يُسَارِعُونَ فِي الْإِثْمِ
وَالْعُدَاوَانِ وَآكُلِهِمُ السُّحْتَ ط لَبِئْسَ
مَا كَانُوا يَجْمَعُونَ ﴿٦٢﴾

63. ಅವರ ವಿದ್ವಾಂಸರೂ ಹಿರಿಯರೂ ಅವರನ್ನು ಪಾಪದ ಮಾತುಗಳನ್ನಾಡುವುದರಿಂದಲೂ 'ನಿಷಿದ್ಧ' ಭಕ್ಷಣದಿಂದಲೂ ತಡೆಯುವ ದಿಲ್ಲವೇಕೆ? ಅವರು ಸಿದ್ಧಗೊಳಿಸುತ್ತಿರುವ ಜೀವನ ಕೃತ್ಯವು ನಿಜಕ್ಕೂ ಅತ್ಯಂತ ನಿಷ್ಕೃಷ್ಟ.

لَوْ لَا يَنْهَاهُمُ الرَّبَّيُّونَ وَالْأَحْبَابُ عَنْ
قَوْلِهِمُ الْإِثْمَ وَآكُلِهِمُ السُّحْتَ ط
لَبِئْسَ مَا كَانُوا يَصْنَعُونَ ﴿٦٣﴾

64. 'ಅಲ್ಲಾಹನ ಕೈಗಳು ಬಿಗಿಯಲ್ಪಟ್ಟಿವೆ' ಎಂದು ಯಹೂದಿಯರು ಹೇಳುತ್ತಾರೆ.⁴¹ ಬಿಗಿಯಲ್ಪಟ್ಟುದು ಅವರ ಕೈಗಳು.⁴² ಅವರ ಈ

وَقَالَتِ الْيَهُودُ يَدُ اللَّهِ مَغْلُولَةٌ غُلَّتْ

41. ಅರಬಿ ನಾಣ್ಯದಿಯಂತೆ ಯಾರಾದರೂ 'ಕೈ ಬಿಗಿಯಲ್ಪಟ್ಟಿರುವುದೆಂದರೆ' ಅವನು ಜಿಪುಣನಾಗಿದ್ದಾನೆ. ಔದಿಯ ಮತ್ತು ಕೊಡುಗಳಿಂದ ಅವನ ಕೈ ಹಿಂಜರಿಯುತ್ತದೆ ಎಂದರ್ಥವಾಗಿದೆ.

42. ಅರ್ಥಾತ್- ಅವರು ಸ್ವತಃ ಜಿಪುಣತೆಗೆ ಈಡಾಗಿದ್ದಾರೆ. ಲೋಭ ಮತ್ತು ಸಂಕುಚಿತತೆಗಾಗಿ ಅತ್ಯಂತ ಕುಖ್ಯಾತರಾಗಿ ಬಿಟ್ಟಿದ್ದಾರೆ.

ಹಾಳು ಹರಟೆಯ ಕಾರಣದಿಂದಾಗಿ ಅವರ ಮೇಲೆ ಶಾಪ ಬಿದ್ದಿದೆ. ಅಲ್ಲಾಹನ ಕೈಗಳು ಅತಿ ವಿಶಾಲವಿದ್ದು ಅವನು ತನ್ನಿಚ್ಛೆ ಪ್ರಕಾರ ವ್ಯಯಿಸುತ್ತಾನೆ. ವಾಸ್ತವದಲ್ಲಿ ನಿಮ್ಮ ಪಾಲಕಪ್ರಭುವಿನ ಕಡೆಯಿಂದ ನಿಮ್ಮ ಮೇಲೆ ಅವತೀರ್ಣಗೊಂಡಿರುವ ವಾಣಿಯು ಅವರ ಪೈಕಿ ಹೆಚ್ಚಿನವರ ಉದ್ಧಟತನ ಹಾಗೂ ಮಿಥ್ಯಾರಾಧನೆಯಲ್ಲಿ ಇನ್ನಷ್ಟು ವೃದ್ಧಿಗೆ ಕಾರಣವಾಗಿಬಿಟ್ಟಿದೆ ಮತ್ತು (ಅದರ ಫಲವಾಗಿ) ನಾವು ಅವರ ನಡುವೆ ನಿರ್ಣಾಯಕ ದಿನದವರೆಗೆ ವೈರ ವಿದ್ವೇಷಗಳನ್ನಿರಿಸಿ ಬಿಟ್ಟಿದ್ದೇವೆ. ಅವರು ಯುದ್ಧದ ಕಿಡಿಯನ್ನು ಪ್ರಜ್ಞಲಿಸಿದಾಗಲೆಲ್ಲ ಅಲ್ಲಾಹನು ಅದನ್ನು ಆರಿಸಿಬಿಡುತ್ತಾನೆ. ಅವರು ಭೂಮಿಯಲ್ಲಿ ಕ್ಷೋಭೆ ಹಬ್ಬಿಸಲು ಯತ್ನಿಸುತ್ತಾರೆ. ಆದರೆ ಅಲ್ಲಾಹನು ಕ್ಷೋಭೆಯುಂಟು ಮಾಡುವವರನ್ನು ಖಂಡಿತ ಮೆಚ್ಚುವುದಿಲ್ಲ.

65. ಈ ಗ್ರಂಥದವರು (ಈ ಉದ್ಧಟತನದ ಬದಲು) ವಿಶ್ವಾಸವಿಟ್ಟಿದ್ದರೆ ಹಾಗೂ ದೇವಭಯ ನೀತಿಯನ್ನನುಸರಿಸುತ್ತಿದ್ದರೆ, ನಾವು ಅವರ ಕೆಡುಕುಗಳನ್ನು ಅವರಿಂದ ದೂರೀಕರಿಸುತ್ತಿದ್ದೆವು ಮತ್ತು ಅವರನ್ನು ಸಕಲ ಸೌಭಾಗ್ಯಗಳಿಂದ ಕೂಡಿದ ಸ್ವರ್ಗೋದ್ಯಾನಗಳಿಗೆ ತಲಪಿಸಿ ಬಿಡುತ್ತಿದ್ದೆವು.

66. ಅಕಟ! ಅವರು ತೌರಾತ್, ಇಂಜೀಲ್ ಮತ್ತು ಅವರ ಪಾಲಕ ಪ್ರಭುವಿನ ವತಿಯಿಂದ ಅವರ ಕಡೆಗೆ ಕಳುಹಿಸಲ್ಪಟ್ಟಿದ್ದ ಇತರ ಗ್ರಂಥಗಳನ್ನು ಸಂಸ್ಥಾಪಿಸಿರುತ್ತಿದ್ದರೆ! ಹಾಗೆ ಮಾಡುತ್ತಿದ್ದರೆ, ಅವರಿಗಾಗಿ ಆಹಾರವು ಮೇಲ್ಬಾಗದಿಂದ ವರ್ಷಿಸುತ್ತಿತ್ತು, ಕೆಳಭಾಗ ದಿಂದ ಉಕ್ಕಿ ಬರುತ್ತಿತ್ತು. ಅವರಲ್ಲಿ ಕೆಲವರು ಸನ್ಮಾರ್ಗಗಳೂ ಇದ್ದಾರೆ ಆದರೆ ಅವರಲ್ಲಿ ಹೆಚ್ಚಿನವರು ಮಹಾ ದುಷ್ಕರ್ಮಿಗಳಾಗಿದ್ದಾರೆ.

67. ಓ ಸಂದೇಶವಾಹಕರೇ, ನಿಮ್ಮ ಪಾಲಕಪ್ರಭುವಿನ ಕಡೆಯಿಂದ ನಿಮ್ಮ ಮೇಲೆ ಅವತೀರ್ಣ ಗೊಳಿಸಲ್ಪಟ್ಟುದನ್ನು ಜನರಿಗೆ ತಲುಪಿಸಿರಿ. ಹಾಗೆ ಮಾಡದಿದ್ದರೆ ನೀವು ಅವನ ದೌತ್ಯದ ಬಾಧ್ಯತೆಯನ್ನು ನೆರವೇರಿಸಲಿಲ್ಲ. ಅಲ್ಲಾಹನು ನಿಮ್ಮನ್ನು ಜನರ ಕೇಡಿನಿಂದ ರಕ್ಷಿಸುವವನಾಗಿರುತ್ತಾನೆ. ಅವನು ಸತ್ಯನಿಷೇಧಿಗಳಿಗೆ ಎಂದೆಂದಿಗೂ (ನಿಮ್ಮ ವಿರುದ್ಧ) ವಿಜಯವನ್ನು ನೀಡಲಾರನೆಂಬುದನ್ನು ಖಾತ್ರಿಯಾಗಿ ತಿಳಿದುಕೊಳ್ಳಿರಿ.

أَيُّدِيهِمْ وَلَعُنُوا بِمَا قَالُوا مَبْلُ يَدِهِ
مَبْسُوطِينَ يُنْفِقُ كَيْفَ يَشَاءُ وَلَيَزِيدَنَّ
كُتُبًا مِّنْهُمْ مَا أَنْزَلْنَا إِلَيْكَ مِنْ سُرِّيَّتِكَ
ظُعْيَانًا وَكُفْرًا وَالْقَيْتَابَ بَيْنَهُمُ الْعَدَاوَةَ
وَالْبَغْضَاءَ إِلَى يَوْمِ الْقِيَامَةِ ط كَلِمًا أَوْ قَدُورًا
نَارًا لِلْحَرْبِ أَطْفَأَهَا اللَّهُ وَسَعُونَ فِي
الْأَرْضِ فسادًا ط وَاللَّهُ لَا يُحِبُّ الْمُفْسِدِينَ ١٥

وَكَوْنًا أَهْلَ الْكِتَابِ أَمْوَالَكُمْ كَرِهْنَا
عَنْهُمْ سَيِّئَاتِهِمْ وَلَا دَخَلْنَا فِي جَنَّتِ النَّعِيمِ ١٦

وَكَوْنًا أَهْلَ الْقَوْمِ الْتَوَارِثَةِ وَالْإِنْجِيلَ
وَمَا أَنْزَلْنَا إِلَيْهِمْ مِنْ رَّبِّهِمْ لَأَكْفُرُوا
مَنْ فَوَيْهِمْ وَمِنْ تَحْتِ أَرْجُلِهِمْ
مِنْهُمْ أُمَّةٌ مُّقْتَصِدَةٌ ط وَكَثِيرٌ مِّنْهُمْ
سَاءَ مَا يَعْمَلُونَ ١٧

يَا أَيُّهَا الرَّسُولُ بَلِّغْ مَا أَنْزَلْنَا إِلَيْكَ مِنْ
سُرِّيَّتِكَ وَإِنْ لَمْ تَفْعَلْ فَمَا بَلَّغْتَ رِسَالَتَهُ
وَاللَّهُ يَعْصِمُكَ مِنَ النَّاسِ إِنَّ اللَّهَ
لَا يَهْدِي الْقَوْمَ الْكَافِرِينَ ١٨

68. "ಓ ಗ್ರಂಥದವರೇ, ನೀವು ತಾರಾತನ್ನೂ ಇಂಜೀಲನ್ನೂ ನಿಮಗೆ ನಿಮ್ಮ ಪಾಲಕಪ್ರಭುವಿನ ಕಡೆಯಿಂದ ಅವತೀರ್ಣಗೊಳಿಸಲ್ಪಟ್ಟ ಇತರ ಗ್ರಂಥಗಳನ್ನೂ ನೆಲೆ ನಿಲ್ಲಿಸುವ ತನಕ ನಿಮಗೆ ಯಾವ ತಳಹದಿಯೂ ಇಲ್ಲ" ಎಂದು ಸ್ಪಷ್ಟವಾಗಿ ಹೇಳಿಬಿಡಿರಿ. ನಿಮ್ಮ ಮೇಲೆ ಅವತೀರ್ಣ ಗೊಳಿಸಲಾಗಿರುವ ಫರಮಾನು ಅವರಲ್ಲಿ ಅನೇಕರ ಉದ್ಭಟನವನ್ನೂ ನಿರಾಕರಣೆಯನ್ನೂ ಇನ್ನಷ್ಟು ವೃದ್ಧಿ ಸುವುದು. ಆದರೆ, ನಿರಾಕರಿಸುವವರ ಸ್ಥಿತಿಯ ಬಗ್ಗೆ ದುಃಖಿಸ ಬೇಡಿರಿ.

69. (ಇಲ್ಲಿ ಪಟ್ಟಿಭದ್ರತೆ ಯಾರಿಗೂ ಇಲ್ಲ.) ಮುಸ್ಲಿಮರಿರಲಿ, ಯಹೂದಿಯರಿರಲಿ, 'ಸಾಬೀ'ಗಳಿರಲಿ, ಕ್ರೈಸ್ತರಿರಲಿ, ಯಾರೇ ಇರಲಿ - ಯಾರು ಅಲ್ಲಾಹನ ಮೇಲೆ ಮತ್ತು ಅಂತಿಮ ದಿವಸದ ಮೇಲೆ ವಿಶ್ವಾಸವಿರಿಸಿಕೊಂಡು ಸತ್ಕರ್ಮಗಳನ್ನು ಮಾಡುತ್ತಾ ಇರುವನೋ ಅವನಿಗೆ ನಿಶ್ಚಯವಾಗಿಯೂ ಯಾವ ಭಯವೂ ಇಲ್ಲ, ವ್ಯಥೆಯೂ ಇಲ್ಲ.⁴³

70. ನಾವು ಬನೀಇಸ್ರಾಈಲರಿಂದ ಬಲವಾದ ಕರಾರನ್ನು ಪಡೆದವು. ಅವರ ಕಡೆಗೆ ಅನೇಕ ಸಂದೇಶವಾಹಕರನ್ನು ರವಾನಿಸಿದವು. ಆದರೆ, ಅವರ ಬಳಿ ಸಂದೇಶವಾಹಕರು ಅವರ ದೇಹೇಚ್ಛೆಗಳಿಗೆ ವಿರುದ್ಧವೇನಾದರೂ ತಂದಾಗಲೆಲ್ಲಾ ಅವರು ಕೆಲವರನ್ನು ಸುಳ್ಳಾಗಿಸಿದರು, ಇನ್ನು ಕೆಲವರನ್ನು ವಧಿಸಿಬಿಟ್ಟರು.

71. ಮತ್ತು ಯಾವ ಗೊಂದಲವೂ ಉಂಟಾಗದೆಂದು ತಮ್ಮಷ್ಟಕ್ಕೇ ತಾವೇ ತಿಳಿದುಕೊಂಡರು. ಆದುದರಿಂದ ಅವರು ಅಂಧರೂ ಕಿವುಡರೂ ಆಗಿ ಹೋದರು. ಆ ಬಳಿಕ ಅಲ್ಲಾಹನು ಅವರನ್ನು ಕ್ಷಮಿಸಿದಾಗ ಅವರಲ್ಲಿ ಹೆಚ್ಚಿನವರು ಇನ್ನಷ್ಟು ಅಂಧರೂ ಕಿವುಡರೂ ಆಗುತ್ತ ಹೋದರು. ಅಲ್ಲಾಹನು ಅವರ ಈ ಎಲ್ಲ ಕೃತ್ಯಗಳನ್ನು ವೀಕ್ಷಿಸುತ್ತಲೇ ಇದ್ದನು.

72. ಮರ್ಯಮರ ಪುತ್ರ ಮಸೀಹನೇ ಅಲ್ಲಾಹನೆಂದು ಹೇಳಿದವರು ಖಂಡಿತವಾಗಿಯೂ 'ಸತ್ಯನಿಷೇಧ' ಕೈಗೊಂಡರು. ವಸ್ತುತಃ ಮಸೀಹರು, "ಓ ಬನೀಇಸ್ರಾಈಲರೇ, ನನ್ನ ಪ್ರಭುವೂ ನಿಮ್ಮ ಪ್ರಭುವೂ ಆಗಿರುವ ಅಲ್ಲಾಹನ ದಾಸ್ಯ-ಆರಾಧನೆ ಮಾಡಿರಿ"

قُلْ يَا أَهْلَ الْكِتَابِ لَسْتُمْ عَلَىٰ شَيْءٍ
حَتَّىٰ تُقِيمُوا التَّوْرَةَ وَ الْإِنْجِيلَ وَمَا
أُنزِلَ إِلَيْكُمْ مِنْ رَبِّكُمْ وَلَكِي لِيَدَنَّ
كَثِيرًا مِّنْهُمْ مَا أُنزِلَ إِلَيْكَ مِنْ رَبِّكَ
طُغْيَانًا وَ كُفْرًا فَلَا تَأْسَ عَلَى
الْقَوْمِ الْكَافِرِينَ ﴿٦٨﴾

إِنَّ الَّذِينَ آمَنُوا وَالَّذِينَ هَادُوا
وَ الصَّٰلِحِينَ وَالنَّصَارَىٰ مَنْ آمَنَ بِاللَّهِ
وَ الْيَوْمِ الْآخِرِ وَعَمِلَ صَالِحًا فَلَا
خَوْفٌ عَلَيْهِمْ وَلَا هُمْ يَحْزَنُونَ ﴿٦٩﴾

لَقَدْ أَخَذْنَا مِيثَاقَ بَنِي إِسْرَائِيلَ
وَ أَرْسَلْنَا إِلَيْهِمْ رَسُولًا قُلْنَا جَاءَهُمْ
رَسُولٌ بِمَا لَا تَهْوَىٰ أَنفُسُهُمْ فَرِيضًا
كَذَّبُوا وَ فَرَقُوا بُيُوتَهُمْ
وَ حَسِبُوا أَلَّا تَكُونَ فِتْنَةٌ فَعَمُوا
وَ صَبَّوْا ثُمَّ تَابَ اللَّهُ عَلَيْهِمْ ثُمَّ
عَمُوا وَ صَبَّوْا كَثِيرٌ مِّنْهُمْ وَ اللَّهُ
بَصِيرٌ ﴿٧٠﴾

لَقَدْ كَفَرَ الَّذِينَ قَالُوا إِنَّ اللَّهَ هُوَ
الْمَسِيحُ ابْنُ مَرْيَمَ وَ قَالَ الْمَسِيحُ
يَبْنَىٰ إِسْرَائِيلَ اعْبُدُوا اللَّهَ رَبِّي وَ

43. ವಿವರಣೆಗಾಗಿ ಅಲ್‌ಬಕರ: ಅಧ್ಯಾಯದ 62ನೆಯ ಸೂಕ್ತ ಮತ್ತು 26ನೆಯ ಟಿಪ್ಪಣಿಯನ್ನು ನೋಡಿರಿ.

ಎಂದು ಹೇಳಿದ್ದರು. ಅಲ್ಲಾಹನೊಂದಿಗೆ ಇನ್ನಾರನ್ನಾದರೂ ಸಹಭಾಗಿಗಳನ್ನಾಗಿ ಮಾಡಿದವನಿಗೆ ಅಲ್ಲಾಹನು ಸ್ವರ್ಗವನ್ನು 'ನಿಷಿದ್ಧ' ಗೊಳಿಸಿರುತ್ತಾನೆ ಮತ್ತು ಅವನ ವಾಸಸ್ಥಾನವು 'ನರಕ' ಆಗಿರುತ್ತದೆ. ಇಂತಹ ಅಕ್ರಮಿಗಳಿಗೆ ಯಾರೂ ಸಹಾಯಕರಿಲ್ಲ.

73. ಅಲ್ಲಾಹನು ಮೂವರಲ್ಲೊಬ್ಬನೆಂದು ಹೇಳಿದವರು ನಿಶ್ಚಯ ವಾಗಿಯೂ 'ಸತ್ಯನಿಷೇಧ' ಕೈಗೊಂಡರು. ವಾಸ್ತವದಲ್ಲಿ ಏಕದೇವನ ಲ್ಲದೆ ಅನ್ಯ ದೇವನಿಲ್ಲ. ಇವರು ಇಂತಹ ಮಾತುಗಳಿಂದ ದೂರವಿರದಿದ್ದರೆ, ಇವರ ಪೈಕಿ ಸತ್ಯನಿಷೇಧ ನೀತಿಯನ್ನನುಸರಿಸುವವರಿಗೆಲ್ಲ ವೇದನಾಯುಕ್ತ ಯಾತನೆ ನೀಡಲಾಗುವುದು.

74. ಇವರು ಇನ್ನೂ ಅಲ್ಲಾಹನೊಡನೆ 'ಪಶ್ಚಾತ್ತಾಪ' ಪಟ್ಟು ಅವನೊಡನೆ ಕ್ಷಮಾಯಾಚನೆ ಮಾಡಲಾರರೇ? ಅಲ್ಲಾಹನು ಮಹಾ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

75. ಮರ್ಯಮ್ ಪುತ್ರ ಮಸೀಹರು ಕೇವಲ ಓರ್ವ ಸಂದೇಶ ವಾಹಕರಾಗಿದ್ದರೇ ವಿನಾ ಇನ್ನೇನೂ ಆಗಿರಲಿಲ್ಲ. ಅವರಿಗಿಂತ ಮುಂಚೆ ಇನ್ನೂ ಅನೇಕ ಸಂದೇಶವಾಹಕರು ಗತಿಸಿ ಹೋಗಿದ್ದರು. ಅವರ ಮಾತೆ ಓರ್ವ ಸತ್ಯಸಂಧ ಮಹಿಳೆಯಾಗಿದ್ದರು. ಅವರಿಬ್ಬರೂ ಆಹಾರ ಸೇವನೆ ಮಾಡುತ್ತಿದ್ದರು. ನಾವು ಯಾವ ವಿಧದಿಂದ ಇವರ ಮುಂದೆ ಪರಮಾರ್ಥದ ದೃಷ್ಟಾಂತಗಳನ್ನು ಪ್ರಕಟಗೊಳಿಸುತ್ತಿದ್ದೇವೆ ಎಂಬುದನ್ನು ನೋಡಿರಿ. ಹೀಗಿದ್ದೂ ಇವರು ಎತ್ತ ವ್ಯತಿಚಲಿಸುತ್ತಿದ್ದಾರೆಂಬುದನ್ನು ನೋಡಿರಿ.⁴⁴

76. ಇವರೊಡನೆ ಹೇಳಿರಿ - "ನೀವು ಅಲ್ಲಾಹನನ್ನು ಬಿಟ್ಟು ನಿಮಗೆ ನಷ್ಟವನ್ನುಂಟು ಮಾಡಲಿಕ್ಕೂ ಲಾಭವನ್ನುಂಟು ಮಾಡಲಿಕ್ಕೂ ಅಧಿಕಾರವಿಲ್ಲದವರನ್ನು ಆರಾಧಿಸುತ್ತೀರಾ? ವಸ್ತುತಃ ಸಕಲವನ್ನು

رَبِّكُمْ إِتَّكَمَنْ يُشْرِكُ بِاللَّهِ فَقَدْ حَرَّمَ اللَّهُ عَلَيْهِ الْجَنَّةَ وَمَأْوَاهُ النَّارُ وَمَا لِلظَّالِمِينَ مِنْ أَنْصَارٍ ﴿٧٣﴾

لَقَدْ كَفَرَ الَّذِينَ قَالُوا إِنَّ اللَّهَ ثَلَاثَةٌ ۖ وَمَنْ مِنْ آلِهِ إِلَهٌ وَاحِدٌ ۗ وَإِنْ لَمْ يَنْتَهُوا عَمَّا يَقُولُونَ لَيَمَسَّنَّ الَّذِينَ كَفَرُوا مِنْهُمْ عَذَابٌ أَلِيمٌ ﴿٧٤﴾

أَفَلَا يَتُوبُونَ إِلَى اللَّهِ وَيَسْتَغْفِرُونَ لَهُ وَاللَّهُ غَفُورٌ رَحِيمٌ ﴿٧٥﴾

مَا الْمَسِيحُ ابْنُ مَرْيَمَ إِلَّا رَسُولٌ قَدْ خَلَتْ مِنْ قَبْلِهِ الرُّسُلُ ۗ وَأُمُّهُ صِدِّيقَةٌ ۗ كَانَا يَأْكُلَنِ الطَّعَامَ ۗ أَنْظُرْ كَيْفَ بُدِّنُ لَهُمُ الْآيَاتِ ثُمَّ أَنْظِرْ أُتَىٰ يَوْمَئِذٍ كُونٌ ﴿٧٦﴾

قُلْ أَتَعْبُدُونَ مِنْ دُونِ اللَّهِ مَا لَا يَبْلِكُ لَكُمْ صَرًّا وَلَا نَفْعًا ۗ وَاللَّهُ هُوَ

44. ಈ ಪದಗಳ ಮೂಲಕ ಮಸೀಹ್(ಅ) ದೇವತ್ವದ ಬಗ್ಗೆ ಕ್ರೈಸ್ತರು ಹೊಂದಿರುವ ಕಲ್ಪನೆಯನ್ನು ಸ್ಪಷ್ಟವಾಗಿ ನಿರಾಕರಿಸಲಾಗಿದೆ. ಇದಕ್ಕಿಂತ ಹೆಚ್ಚಿನ ಸ್ಪಷ್ಟೀಕರಣವನ್ನು ನೀಡುವುದು ಪ್ರಾಯಶಃ ಸಾಧ್ಯವೇ ಇಲ್ಲ. ಯಾರಾದರೂ ಮಸೀಹ್(ಅ) ಏನಾಗಿದ್ದರು ಎಂದು ತಿಳಿಯ ಬಯಸುವುದಾದರೆ ಈ ಸೂಚನೆಗಳ ಮೂಲಕ ಯಾರಿಗಾದರೂ ಸ್ಪಷ್ಟವಾಗಿ ತಿಳಿಯಲು ಸಾಧ್ಯವಿರುವುದೇನೆಂದರೆ, ಅವರು ಓರ್ವ ಮನುಷ್ಯರಾಗಿದ್ದರು. ಅವರು ಕುಲದ ವಿವರಣೆ ಲಭ್ಯವಿರುವ ಮಹಿಳೆಯೊಬ್ಬಳ ಉದರದಲ್ಲಿ ಜನಿಸಿದರು. ಅವರು ಮಾನವ ಕಾಯವನ್ನು ಹೊಂದಿದ್ದರು. ಮನುಷ್ಯ ಸಹಜವಾದ ಎಲ್ಲ ಮಿತಿಗಳನ್ನೂ ಅನಿವಾರ್ಯತೆಗಳನ್ನೂ ಗುಣವಿಶೇಷತೆಗಳನ್ನೂ ಅವರು ಹೊಂದಿದ್ದರು. ಅವರು ನಿರ್ದಿಸುತ್ತಿದ್ದರು. ಆಹಾರ ಸೇವಿಸುತ್ತಿದ್ದರು. ಬೇಸಿಗೆ ಮತ್ತು ಚಳಿಯನ್ನು ಅನುಭವಿಸುತ್ತಿದ್ದರು. ಮಾತ್ರವಲ್ಲ ಕ್ರೈಸ್ತರು ಹೇಳುವಂತೆ ಪಿಶಾಚಿಯ ಪ್ರಲೋಭನೆಗೂ ಒಳಗಾಗಿದ್ದರು. ಇಷ್ಟಾಗಿಯೂ ಅವರನ್ನು ದೇವ ಅಥವಾ ದೇವತ್ವದ ಸಹಭಾಗಿ ಎಂದು ಕಲ್ಪಿಸಲು ಯಾವ ವಿವೇಕಶಾಲಿ ವ್ಯಕ್ತಿಗೆ ಸಾಧ್ಯವಿದೆ.

<p>ಆಲಿಸುವವನೂ ಸರ್ವವನ್ನು ಅರಿಯುವವನೂ ಅಲ್ಲಾಹನೇ ಆಗಿರುತ್ತಾನೆ"</p>	<p>السَّبِيحُ الْعَلِيمُ ﴿٧٧﴾</p>
<p>77. ಹೇಳಿರಿ- "ಓ ಗ್ರಂಥದವರೇ, ನಿಮ್ಮ ಧರ್ಮದಲ್ಲಿ ವೃಥಾ ಹದವಿರಬೇಡಿರಿ ಮತ್ತು ನಿಮಗಿಂತ ಮುಂಚೆ ಪಠಭ್ರಷ್ಟರಾಗಿದ್ದ ಹಾಗೂ ಅನೇಕರನ್ನು ಪಠಭ್ರಷ್ಟರನ್ನಾಗಿ ಮಾಡಿದ ಮತ್ತು 'ಸನ್ಮಾರ್ಗದಿಂದ' ಭ್ರಷ್ಟರಾದವರ ವಿಚಾರಗಳನ್ನು ಸರಿಸಬೇಡಿರಿ."</p>	<p>قُلْ يَا أَهْلَ الْكِتَابِ لَا تَغْلُوا فِي دِينِكُمْ غَيْرَ الْحَقِّ وَلَا تَتَّبِعُوا أَهْوَاءَ قَوْمٍ قَدْ ضَلُّوا مِنْ قَبْلُ وَأَصْلُوا كَثِيرًا مِمَّا ضَلُّوا عَنْ سَوَاءِ السَّبِيلِ ﴿٧٨﴾</p>
<p>78. ಬನೀಇಸ್ರಾಈಲರಲ್ಲಿ 'ಧರ್ಮಧಿಕ್ಕಾರ' ಮಾರ್ಗವನ್ನು ಸರಿಸಿ ದವರು ದಾವೂದ್ ಮತ್ತು ಮರ್ಯಮರ ಪುತ್ರ 'ಈಸಾ'ರ ಬಾಯಿಯಿಂದ ಶಪಿಸಲ್ಪಟ್ಟರು. ಏಕೆಂದರೆ, ಅವರು ಸೊಕ್ಕಿದ್ದರು ಮತ್ತು ಅತಿಕ್ರಮವೆಸಗುತ್ತಿದ್ದರು.</p>	<p>لُعِنَ الَّذِينَ كَفَرُوا مِنْ بَنِي إِسْرَائِيلَ عَلَى لِسَانِ دَاوُدَ وَعِيسَى ابْنِ مَرْيَمَ ذَلِكَ بِمَا عَصَوْا وَكَانُوا يَعْتَدُونَ ﴿٧٩﴾</p>
<p>79. ಅವರು ಪರಸ್ಪರರನ್ನು ದುಷ್ಟತ್ವಗಳಿಂದ ತಡೆಯುವುದನ್ನು ಬಿಟ್ಟುಬಿಟ್ಟಿದ್ದರು.⁴⁵ ಅವರು ಕೈಗೊಂಡ ಕರ್ಮವಿಧಾನವು ಹೀನಾಯವಾಗಿತ್ತು.</p>	<p>كَانُوا لَا يَتَنَاهَوْنَ عَنْ مُنْكَرٍ فَعَلُوهُ لَبِئْسَ مَا كَانُوا يَفْعَلُونَ ﴿٨٠﴾</p>
<p>80. ಇಂದು ನೀವು ಅವರಲ್ಲಿ (ಸತ್ಯವಿಶ್ವಾಸಿಗಳಿಗೆ ವಿರುದ್ಧ) 'ಸತ್ಯನಿಷೇಧಿಗಳನ್ನು' ಬೆಂಬಲಿಸುವ ಮತ್ತು ಪ್ರೀತಿಸುವ ಅನೇಕರನ್ನು ಕಾಣುತ್ತೀರಿ. ಅವರ ಚಿತ್ತಗಳು ಅವರಿಗಾಗಿ ಸಿದ್ಧಪಡಿಸಿ ಕೊಂಡಿರುವ ಫಲಿತಾಂಶವು ಅತ್ಯಂತ ನಿಕೃಷ್ಟವಾಗಿರುತ್ತದೆ. ಅಲ್ಲಾಹ್ ಅವರ ಮೇಲೆ ಅತ್ಯಂತ ಕ್ರೋಧಗೊಂಡಿರುತ್ತಾನೆ ಮತ್ತು ಅವರು ಶಾಶ್ವತ ಯಾತನೆಗೆ ಒಳಗಾಗುವವರಾಗಿದ್ದಾರೆ.</p>	<p>تَرَى كَثِيرًا مِمَّنْ يَقُولُونَ الذِّينَ كَفَرُوا لَبِئْسَ مَا قَدَّمَتْ لَهُمْ أَنفُسُهُمْ أَنْ سَخِطَ اللَّهُ عَلَيْهِمْ وَفِي الْعَذَابِ هُمْ خَالِدُونَ ﴿٨١﴾</p>
<p>81. ಅವರು ನಿಜವಾಗಿಯೂ ಅಲ್ಲಾಹ್, ಪ್ರವಾದಿ ಮತ್ತು ಪ್ರವಾದಿಯ ಮೇಲೆ ಅವತೀರ್ಣಗೊಂಡುದನ್ನು ನಂಬುವವರಾಗಿದ್ದರೆ, ಎಂದೆಂದಿಗೂ (ಸತ್ಯವಿಶ್ವಾಸಿಗಳ ವಿರುದ್ಧ) 'ಸತ್ಯನಿಷೇಧಿಗಳನ್ನು' ತಮ್ಮ ಆಪ್ತ ಮಿತ್ರರನ್ನಾಗಿ ಮಾಡಿಕೊಳ್ಳುತ್ತಿರಲಿಲ್ಲ. ಆದರೆ ಅವರಲ್ಲಿ ಹೆಚ್ಚಿನವರು ಅಲ್ಲಾಹನ ಅನುಸರಣೆಯನ್ನು ತೊರೆದಿದ್ದಾರೆ.</p>	<p>وَلَوْ كَانُوا يُؤْمِنُونَ بِاللَّهِ وَالنَّبِيِّ وَمَا أُنزِلَ إِلَيْهِ مَا اتَّخَذُوا لَهُمْ أَوْلِيَاءَ وَلَكِنْ كَثِيرًا مِمَّنْهُمُ فُسِقُونَ ﴿٨٢﴾</p>
<p>82. ನೀವು ಯಹೂದಿಯರನ್ನೂ 'ಬಹುದೇವಾರಾಧಕ'ರನ್ನೂ</p>	<p>لَتَجِدَنَّ أَشَدَّ النَّاسِ عَدَاوَةً لِلَّذِينَ</p>
<p>45. ಎಲ್ಲಾ ಸಮುದಾಯಗಳ ಕೇಡಿನ ಆರಂಭ ಕೆಲವು ವ್ಯಕ್ತಿಗಳ ಮೂಲಕ ಆಗುತ್ತದೆ. ಸಮುದಾಯದ ಸಾಮೂಹಿಕ ಆತ್ಮಸಾಕ್ಷಿ ಜಾಗೃತವಾಗಿದ್ದರೆ ಜನಾಭಿಪ್ರಾಯವು ಕೇಡಿಗೆ ಈಡಾಗುವ ಜನರನ್ನು ನಿಯಂತ್ರಿಸುತ್ತದೆ. ಹೀಗೆ ಸಮುದಾಯ ಕೇಡಿನಿಂದ ಮುಕ್ತವಾಗಿರುತ್ತದೆ. ಆದರೆ ಸಮುದಾಯ ಇಂತಹ ವ್ಯಕ್ತಿಗಳ ಬಗ್ಗೆ ಔದಾಸೀನ್ಯ ತೋರಿದರೆ, ತಪ್ಪಿತಸ್ಥರನ್ನು ಶಪಿಸುವ ಬದಲು ಅವರನ್ನು ತಪ್ಪೆಸಗಲು ಸ್ವಚ್ಛಂದವಾಗಿ ಬಿಟ್ಟು ಬಿಟ್ಟರೆ ಕ್ರಮೇಣ ಕೆಲವೇ ವ್ಯಕ್ತಿಗಳಿಗೆ ಸೀಮಿತವಾಗಿದ್ದ ಆ ಕೆಡುಕುಗಳು ಇಡೀ ಸಮುದಾಯದಲ್ಲಿ ಹರಡುತ್ತಾ ಹೋಗುತ್ತದೆ. ಇದೇ ಪ್ರವೃತ್ತಿ ಬನೀಇಸ್ರಾಈಲರನ್ನು ಸಾಮೂಹಿಕವಾಗಿ ಕೇಡಿಗೆ ಗುರಿಪಡಿಸಿತ್ತು.</p>	

<p>ಸತ್ಯವಿಶ್ವಾಸಿಗಳ (ವಿರುದ್ಧ) ಹಗೆತನದಲ್ಲಿ ಅತ್ಯುಗ್ರರನ್ನಾಗಿ ಕಾಣುವಿರಿ. 'ನಾವು ನಸಾರಾಗಳು' ಎಂದು ಹೇಳಿದ್ದವರನ್ನು (ಕ್ರೈಸ್ತರನ್ನು) ನೀವು ಸತ್ಯವಿಶ್ವಾಸಿಗಳ ಗೆಳೆತನದಲ್ಲಿ ಅತಿ ಸಮೀಪದವರನ್ನಾಗಿ ಕಾಣುವಿರಿ. ಏಕೆಂದರೆ- ಅವರಲ್ಲಿ ಧ್ಯಾನಾಸಕ್ತ ವಿದ್ವಾಂಸರೂ ವಿರಕ್ತ ಸಾಧುಗಳೂ ಕಂಡುಬರುತ್ತಾರೆ ಮತ್ತು ಅವರಲ್ಲಿ ಅಹಂಭಾವವಿಲ್ಲ.</p>	<p>أَمْوَالِ الْيَهُودِ وَالَّذِينَ أَشْرَكُوا وَلَتَجِدَنَّ أَقْرَبَهُمْ مَّوَدَّةَ لِلَّذِينَ أَمْوَالِ الَّذِينَ قَالُوا إِنَّا نَصْرِي ذَلِكَ بِأَنَّ مِنْهُمْ قِسِيَسِينَ وَرُهَبَانًا أَنْتُمْ لَا يَسْتَكْبِرُونَ ﴿٧٧﴾</p>
<p>83. *ಅವರು ಸಂದೇಶವಾಹಕರ ಮೇಲೆ ಅವತೀರ್ಣಗೊಂಡ ಈ ವಾಣಿಯನ್ನು ಆಲಿಸುವಾಗ ಸತ್ಯಪ್ರಚ್ಛೆಯ ಪ್ರಭಾವದಿಂದ ಅವರ ನಯನಗಳು ಅಶ್ರುಗಳಿಂದ ಒದ್ದೆಯಾಗುತ್ತಿರುವುದನ್ನು ನೀವು ಕಾಣುತ್ತೀರಿ. ಅವರು ಹೇಳುತ್ತಾರೆ, "ಓ ನಮ್ಮ ಪ್ರಭೂ, ನಾವು ವಿಶ್ವಾಸವಿರಿಸಿಕೊಂಡೆವು, ನಮ್ಮ ಹೆಸರನ್ನು ಸಾಕ್ಷ್ಯ ನೀಡುವವರೊಂದಿಗೆ ಬರೆದುಕೋ.</p>	<p>وَإِذْ أَسْمِعُوا مَا أُنزِلَ إِلَى الرَّسُولِ تَرَى أَعْيُنُهُمْ تَفِيضُ مِنَ الدَّمْعِ مِمَّا عَرَفُوا مِنْ الْحَقِّ يَقُولُونَ رَبَّنَا فَكُنَّبَنَا مَعَ الشَّاهِدِينَ ﴿٧٨﴾</p>
<p>84. ನಮ್ಮ ಪಾಲಕ ಪ್ರಭುವು ನಮ್ಮನ್ನು ಸಜ್ಜನ ಭಕ್ತರ ಸಾಲಲ್ಲಿ ಸೇರಿಸಿಕೊಳ್ಳಬೇಕೆಂದು ನಾವು ಅಭಿಲಾಷೆ ಪಡುತ್ತಿರುವಾಗ ನಾವೇಕೆ ವಿಶ್ವಾಸವಿಡಬಾರದು? ನಮ್ಮ ಮುಂದೆ ಬಂದಿರುವ ಸತ್ಯವನ್ನು ನಾವೇಕೆ ಒಪ್ಪಿಕೊಳ್ಳಬಾರದು?"</p>	<p>وَمَا لَنَا لَا نُؤْمِنُ بِاللَّهِ وَمَا جَاءَنَا مِنَ الْحَقِّ وَنَطْمَعُ أَنْ يُدْخِلَنَا رَبُّنَا مَعَ الْقَوْمِ الصَّالِحِينَ ﴿٧٩﴾</p>
<p>85. ಅವರ ಈ ಮಾತಿನ ಕಾರಣದಿಂದ ಅಲ್ಲಾಹನು ಅವರಿಗೆ ತಳ ಭಾಗದಲ್ಲಿ ಕಾಲುವೆಗಳು ಪ್ರವಹಿಸುತ್ತಿರುವ ಸ್ವರ್ಗೋದ್ಯಾನಗಳನ್ನು ದಯಪಾಲಿಸಿದನು ಮತ್ತು ಅವರು ಅಲ್ಲಿ ಸದಾ ಕಾಲ ವಾಸಿಸುವರು. ಪುಣ್ಯ ಮಾರ್ಗವನ್ನನುಸರಿಸುವವರ ಪ್ರತಿಫಲವಿದು.</p>	<p>فَأَنزَلْنَا إِلَيْهِمُ الْمَاءَ بِآفَاتٍ لِيُحْيُوا مِنْ تَحْتِهَا الْأَشجارَ خُلِدِينَ فِيهَا وَذَلِكَ جَزَاءُ الْمُحْسِنِينَ ﴿٨٠﴾</p>
<p>86. ಇನ್ನು ನಮ್ಮ ನಿದರ್ಶನಗಳನ್ನು ಧಿಕ್ಕರಿಸಿದವರು ಮತ್ತು ಸುಳ್ಳಾಗಿಸಿದವರು- ಅವರು ನರಕಕ್ಕೆ ಅರ್ಹರು.</p>	<p>وَالَّذِينَ كَفَرُوا وَكَذَّبُوا بِآيَاتِنَا أُولَئِكَ أَصْحَابُ الْجَحِيمِ ﴿٨١﴾</p>
<p>87. ಓ ಸತ್ಯವಿಶ್ವಾಸಿಗಳೇ, ಅಲ್ಲಾಹನು ನಿಮಗೆ 'ಧರ್ಮಸಮ್ಮತ' ಗೊಳಿಸಿರುವ ಶುದ್ಧ ವಸ್ತುಗಳನ್ನು 'ನಿಷಿದ್ಧ ಮಾಡಿಕೊಳ್ಳಬೇಡಿರಿ'</p>	<p>يَا أَيُّهَا الَّذِينَ آمَنُوا لَا تَحَرَّمُوا مَّا حَرَّمَ اللَّهُ عَلَيْهِمْ</p>
<p>*ಇಲ್ಲಿಂದ 7ನೆಯ ಕಾಂಡ ಆರಂಭ.</p> <p>46. ಈ ಸೂಕ್ತದಲ್ಲಿ ಎರಡು ವಿಷಯಗಳನ್ನು ಪ್ರಸ್ತಾಪಿಸಲಾಗಿದೆ. ಮೊದಲನೆಯದಾಗಿ ಹರಾಮ್-ಹಲಾಲ್ (ಧರ್ಮನಿಷಿದ್ಧ-ಧರ್ಮ ಸಮ್ಮತ)ಗಳ ವಿಷಯದಲ್ಲಿ ಸ್ವಯಂ ಸ್ವತಂತ್ರರಾಗಿದಿರಿ. ಅಲ್ಲಾಹನು ನಿಷಿದ್ಧಗೊಳಿಸಿದವುಗಳೇ ವಾಸ್ತವದಲ್ಲಿ ನಿಷಿದ್ಧವಾಗಿವೆ. ಅಲ್ಲಾಹನು ಧರ್ಮಸಮ್ಮತ ಗೊಳಿಸಿದವುಗಳೇ ವಾಸ್ತವದಲ್ಲಿ ಧರ್ಮಸಮ್ಮತವಾಗಿದೆ. ನಿಮ್ಮಿಚ್ಛೆಗೆ ಅನುಸಾರ ಯಾವುದನ್ನು ಬೇಕಾದರೂ ಧರ್ಮಸಮ್ಮತ ಮತ್ತು ಧರ್ಮನಿಷಿದ್ಧಗೊಳಿಸಿದರೆ ನೀವು ದೇವನಿಯಮದ ಬದಲು ಸ್ವೇಚ್ಛೆಯನ್ನು ಅನುಸರಿಸಿದಂತಾಗುವುದು. ಎರಡನೆಯದಾಗಿ ಕ್ರೈಸ್ತ ಸನ್ಯಾಸಿಗಳು, ಹಿಂದೂ ಯೋಗಿಗಳು, ಬೌದ್ಧ ಭಿಕ್ಷುಗಳು ಮತ್ತು ಪೌರಾತ್ಯ ಸೂಫಿ ಸಂತರಂತೆ ಸನ್ಯಾಸ, ಇಂದ್ರಿಯ ಸುಖಗಳಿಂದ ಪಲಾಯನ ಮಾಡುವ ಮಾರ್ಗವನ್ನು ಅನುಸರಿಸಬೇಡಿರಿ.</p>	

ಮತ್ತು ಹದಮೂರಬೇಡಿರಿ. ಅಲ್ಲಾಹನಿಗೆ, ಅತಿರೇಕವೆಸಗುವವರು ಎಷ್ಟು ಮಾತ್ರಕ್ಕೂ ಮೆಚ್ಚುಗೆಯವರಲ್ಲ.

88. ಅಲ್ಲಾಹನು ನಿಮಗೆ ನೀಡಿರುವ 'ಧರ್ಮಸಮ್ಮತ' ಮತ್ತು ಶುದ್ಧ ಆಹಾರವನ್ನು ಉಣ್ಣಿರಿ, ಕುಡಿಯಿರಿ ಮತ್ತು ಯಾವ ಅಲ್ಲಾಹನ ಮೇಲೆ ನೀವು ವಿಶ್ವಾಸವಿರಿಸಿರುವಿರೋ ಅವನ ಆಜ್ಞೋಲ್ಲಂಘನೆ ಯಿಂದ ದೂರವಿರಿ.

89. ನೀವು ಮಾಡುವ ಅರ್ಥವಿಲ್ಲದ ಶಪಥಗಳಿಗಾಗಿ ಅಲ್ಲಾಹನು ನಿಮ್ಮನ್ನು ಹಿಡಿಯುವುದಿಲ್ಲ. ಆದರೆ ನೀವು ಉದ್ದೇಶಪೂರ್ವಕವಾಗಿ ಮಾಡುವ ಶಪಥಗಳ ಕುರಿತು ಅವನು ಅಗತ್ಯವಾಗಿ ವಿಚಾರಣೆ ನಡೆಸುವನು. (ಇಂತಹ ಶಪಥಗಳನ್ನು ಮುರಿದುದಕ್ಕೆ) ಪ್ರಾಯಶ್ಚಿತ್ತವಾಗಿ ಹತ್ತು ಮಂದಿ ದರಿದ್ರರಿಗೆ, ನೀವು ನಿಮ್ಮ ಮಕ್ಕಳು ಮರಿಗಳಿಗೆ ಕೊಡುವಂತಹ ಮಧ್ಯಮ ತರಗತಿಯ ಊಟ ಕೊಡಿರಿ ಅಥವಾ ಅವರಿಗೆ ಬಟ್ಟೆಯುಡಿಸಿರಿ ಅಥವಾ ಒಬ್ಬ ಗುಲಾಮನನ್ನು ವಿಮೋಚನೆಗೊಳಿಸಿರಿ. ಇದಕ್ಕೆ ಬೇಕಾದ ಸಾಮರ್ಥ್ಯ ಇಲ್ಲದವನು ಮೂರು ದಿನಗಳ ಉಪವಾಸ ವ್ರತವನ್ನಾಚರಿಸಬೇಕು. ನೀವು ಶಪಥ ಮಾಡಿಕೊಂಡು ಅದನ್ನು ಮುರಿದುದಕ್ಕಾಗಿ ನಿಮ್ಮ ಶಪಥಗಳಿಗೆ ಪ್ರಾಯಶ್ಚಿತ್ತವಿದು. ನಿಮ್ಮ ಶಪಥಗಳನ್ನು ಪಾಲಿಸಿರಿ. ಈ ರೀತಿ ನೀವು ಕೃತಜ್ಞತೆ ಸಲ್ಲಿಸುವವರಾಗಬಹುದೆಂದು ಅಲ್ಲಾಹನು ತನ್ನ ಆದೇಶಗಳನ್ನು ನಿಮಗೆ ವಿವರಿಸುತ್ತಾನೆ.

90. ಓ ಸತ್ಯವಿಶ್ವಾಸಿಗಳೇ, ಮದ್ಯ, ಜೂಜು, 'ಬಲಿ ಪೀಠಗಳು' ಮತ್ತು 'ದಾಳ ಹಾಕುವುದು' ಇವೆಲ್ಲ ಹೊಲಸು ಪೈಶಾಚಿಕ ಕೃತ್ಯಗಳಾಗಿವೆ. ಅವುಗಳನ್ನು ವರ್ಜಿಸಿರಿ, ನಿಮಗೆ ಯಶಸ್ಸು ಲಭಿಸುವುದೆಂದು ನಿರೀಕ್ಷಿಸಬಹುದು.⁴⁷

91. ಶೈತಾನನು ಮದ್ಯ ಮತ್ತು ಜೂಜಿನ ಮೂಲಕ ನಿಮ್ಮೊಳಗೆ ವೈರತ್ವ ಮತ್ತು ದ್ವೇಷವನ್ನುಂಟು ಮಾಡಲಿಕ್ಕೂ ನಿಮ್ಮನ್ನು

أَحَلَّ اللَّهُ لَكُمْ وَلَا تَعْتَدُوا إِنَّ اللَّهَ لَا يُحِبُّ الْمُعْتَدِينَ ﴿٣٧﴾

وَكُلُوا مِمَّا رَزَقَكُمُ اللَّهُ حَلَالًا طَيِّبًا ۗ وَاتَّقُوا اللَّهَ الَّذِي أَنْتُمْ بِهِ مُؤْمِنُونَ ﴿٣٨﴾

لَا يُؤَاخِذُكُمُ اللَّهُ بِاللَّغْوِ فِىْ أَيْمَانِكُمْ ۚ وَلَكِنْ يُؤَاخِذُكُمْ بِمَا عَقَدْتُمُ الْاَيْمَانَ ۚ فَكَفَّارَتُهُ إِطْعَامُ عَشْرَةِ مَسْكِينٍ مِنْ أَوْسَطِ مَا تُطْعَمُونَ ۖ أَوْ هَلِيكُمُ أَوْ كِسْوَتُهُمْ أَوْ تَحْرِيرُ رَقَبَةٍ ۚ فَمَنْ لَمْ يَجِدْ فَصِيَامٌ ثَلَاثَةِ أَيَّامٍ ۚ ذَلِكَ كَفَّارَةُ أَيْمَانِكُمْ إِذَا حَلَفْتُمْ ۚ وَاحْفَظُوا أَيْمَانَكُمْ ۚ كَذَلِكَ يُبَيِّنُ اللَّهُ لَكُمْ آيَاتِهِ لَعَلَّكُمْ تَشْكُرُونَ ﴿٤٩﴾

يَأْتِيهَا الَّذِينَ آمَنُوا مِنَ الْخَمْرِ وَالْمَيْسِرِ وَالْأَنْصَابِ وَالْأَسْرَامِ رَجْسٌ مِنْ عَمَلِ الشَّيْطَانِ فَاجْتَنِبُوهُ لَعَلَّكُمْ تُفْلِحُونَ ﴿٤٧﴾

إِنَّمَا يُرِيدُ الشَّيْطَانُ أَنْ يُوقِعَ بَيْنَكُمُ الْعَاوِلَةَ وَالْبَعْضَاءَ فِي الْخَمْرِ وَالْمَيْسِرِ وَيَصُدَّكُمْ

47. ಮದ್ಯಪಾನ ನಿಷೇಧದ ಕುರಿತು ಇದಕ್ಕೆ ಮೊದಲು ಎರಡು ಆದೇಶಗಳು ಬಂದಿದ್ದುವು. ಅವು ಅಲ್ಬಕರ: ಅಧ್ಯಾಯದ 219 ಮತ್ತು ಅನ್ನಿಸಾ ಅಧ್ಯಾಯದ 43ನೆಯ ಸೂಕ್ತದಲ್ಲಿ ಪ್ರಸ್ತಾಪಿಸಲ್ಪಟ್ಟಿವೆ. ಈ ಕೊನೆಯ ಆದೇಶ ಬರುವುದಕ್ಕೆ ಮೊದಲು ಪ್ರವಾದಿವರ್ಯರು(ಸ) ತಮ್ಮ ಪ್ರವಚನವೊಂದರಲ್ಲಿ ಮದ್ಯಪಾನ ಅಲ್ಲಾಹನ ದೃಷ್ಟಿಯಲ್ಲಿ ಅತ್ಯಂತ ಅಪ್ರಿಯವಾಗಿದೆ, ಅದನ್ನು ನಿಷೇಧಿಸುವಂತಹ ಕಟ್ಟುನಿಟ್ಟಿನ ಆಜ್ಞೆ ಬಂದರೆ ಆಶ್ಚರ್ಯವಿಲ್ಲ. ಆದ್ದರಿಂದ ಮದ್ಯವನ್ನು ಹೊಂದಿರುವವರು ಅದನ್ನು ಮಾರಾಟ ಮಾಡಲಿ ಎಂದು ಜನರನ್ನು ಎಚ್ಚರಿಸಿದ್ದರು. ಅದರ ಸ್ವಲ್ಪ ಕಾಲದ ನಂತರ ಈ ಸೂಕ್ತ ಅವತೀರ್ಣಗೊಂಡಿತು. ಅನಂತರ ಪ್ರವಾದಿವರ್ಯರು(ಸ) ಮದ್ಯವನ್ನು ಹೊಂದಿರುವವರು ಅದನ್ನು ಕುಡಿಯುವುದಾಗಲಿ ಮಾರುವುದಾಗಲಿ ಸಲ್ಲದು, ಅದನ್ನು ನಾಶಪಡಿಸಬೇಕು ಎಂದು ಆದೇಶ ಹೊರಡಿಸಿದರು. ಆದ್ದರಿಂದ ಮದೀನಾದ ಚರಂಡಿಗಳಲ್ಲಿ ಮದ್ಯಹರಿಸಲ್ಪಟ್ಟಿತು.

- ಅಲ್ಲಾಹನ ಸ್ಮರಣೆಯಿಂದಲೂ ನಮಾಝಿನಿಂದಲೂ ತಡೆಯಲಿಕ್ಕೂ ಇಚ್ಛಿಸುತ್ತಾನೆ. ಇನ್ನಾದರೂ ನೀವು ಅವುಗಳನ್ನು ತ್ಯಜಿಸುವಿರಾ?
92. ಅಲ್ಲಾಹ್ ಮತ್ತು ಅವನ ಸಂದೇಶವಾಹಕನ ಮಾತನ್ನು ಕೇಳಿರಿ ಮತ್ತು (ಪ್ರಸ್ತುತ ಕೆಡುಕುಗಳನ್ನು) ವರ್ಜಿಸಿರಿ. ಆದರೆ ನೀವು ಆಜ್ಞೋಲ್ಲಂಘನೆ ಮಾಡಿದರೆ ನಮ್ಮ ಸಂದೇಶವಾಹಕರಿಗೆ ಸುಸ್ಪಷ್ಟ ಆಜ್ಞೆಗಳನ್ನು ತಲಪಿಸುವ ಹೊಣೆಗಾರಿಕೆ ಮಾತ್ರವಿತ್ತೆಂಬುದನ್ನು ಅರಿತುಕೊಳ್ಳಿರಿ.
93. ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಳ್ಳತೊಡಗಿದವರು ಹಿಂದೆ ಏನನ್ನು ಉಂಡಿದ್ದರೂ ಅಥವಾ ಕುಡಿದಿದ್ದರೂ ಮುಂದೆ 'ನಿಷಿದ್ಧ' ಎಂದು ವಿಧಿಸಲ್ಪಟ್ಟ ವಸ್ತುಗಳಿಂದ ದೂರವಿದ್ದರೆ ಹಾಗೂ 'ಸತ್ಯವಿಶ್ವಾಸ'ದಲ್ಲೇ ಸ್ಥಿರವಾಗಿದ್ದರೆ, ಸತ್ಕರ್ಮಗಳನ್ನು ಮಾಡಿದರೆ, ಅನಂತರ ಯಾವ ಯಾವ ವಸ್ತುವಿನಿಂದ ತಡೆಯಲಾಗುವುದೋ ಅದರಿಂದ ತಡೆದು ನಿಂತರೆ, ಅಲ್ಲಾಹನ 'ಆಜ್ಞೆ'ಯನ್ನು ಸ್ವೀಕರಿಸಿದರೆ ಮತ್ತು ಆ ಬಳಿಕ ದೇವಭಯದೊಂದಿಗೆ ಪುಣ್ಯ ಕಾರ್ಯನಿರತರಾದರೆ ದೋಷವಿಲ್ಲ. ಅಲ್ಲಾಹನು ಸಜ್ಜನರನ್ನು ಪ್ರೀತಿಸುತ್ತಾನೆ.
94. ಓ ಸತ್ಯವಿಶ್ವಾಸಿಗಳೇ, ನಿಮ್ಮಲ್ಲಿ ಯಾರು ಅಲ್ಲಾಹನನ್ನು ಪರೋಕ್ಷವಾಗಿಯೂ ಭಯಪಡುತ್ತಾನೆಂದು ನೋಡಲಿಕ್ಕಾಗಿ ಅವನು ನಿಮ್ಮ ಕೈಗಳ ಮತ್ತು ಭರ್ಜಿಗಳ ಹೊಡೆತದಲ್ಲಿರುವ ಬೇಟೆಗಳ ಮೂಲಕ ನಿಮ್ಮನ್ನು ಕಠಿಣತರ ಪರೀಕ್ಷೆಗೊಳಪಡಿಸುವನು. ಈ ಎಚ್ಚರಿಕೆಯ ಅನಂತರವೂ ಅಲ್ಲಾಹನು ನಿಶ್ಚಯಿಸಿದ ಮೇರೆಯನ್ನು ಮೀರುವಾತನಿಗೆ ವೇದನಾಯುಕ್ತ ಶಿಕ್ಷೆ ಕಾದಿದೆ.
95. ಓ ಸತ್ಯವಿಶ್ವಾಸಿಗಳೇ ಇಹ್ರಾಮಿನ ಸ್ಥಿತಿಯಲ್ಲಿ ಬೇಟೆಪ್ರಾಣಿಗಳನ್ನು⁴⁸ ಕೊಲ್ಲಬೇಡಿರಿ. ನಿಮ್ಮಲ್ಲಾರಾದರೂ ಉದ್ದೇಶಪೂರ್ವಕವಾಗಿ ಹೀಗೆ ಮಾಡಿಬಿಟ್ಟರೆ, ಅವನು ತಾನು ಮಾಡಿದ ಕರ್ಮದ ಸವಿಯನ್ನು ಅನುಭವಿಸುವಂತಾಗಲು ನಿಮ್ಮಲ್ಲಿನ ಇಬ್ಬರು ನ್ಯಾಯಶಾಲಿಗಳು ತೀರ್ಮಾನಿಸುವಂತೆ ಅವನು ಕೊಂದ ಪ್ರಾಣಿಗೆ ಸಮಾನವಾದ

عَنْ ذِكْرِ اللَّهِ وَعَنِ الصَّلَاةِ فَهَلْ أَنْتُمْ مُنْتَهُونَ ﴿٩١﴾

وَاطِيعُوا اللَّهَ وَأَطِيعُوا الرَّسُولَ وَاحْذَرُوا فَإِنْ تَوَلَّيْتُمْ فَأَعْلَمُوا أَنَّمَا عَلَى رَسُولِنَا الْبَلَاغُ الْمُبِينُ ﴿٩٢﴾

لَيْسَ عَلَى الَّذِينَ آمَنُوا وَعَمِلُوا الصَّالِحَاتِ جُنَاحٌ فِيمَا طَعِمُوا إِذَا مَا اتَّقَوْا وَآمَنُوا وَعَمِلُوا الصَّالِحَاتِ ثُمَّ اتَّقَوْا وَآمَنُوا ثُمَّ اتَّقَوْا وَأَحْسَنُوا وَاللَّهُ يُحِبُّ الْمُحْسِنِينَ ﴿٩٣﴾

يَا أَيُّهَا الَّذِينَ آمَنُوا لَبِئْسَ مَا كُنْتُمْ تَفْعَلُونَ مِمَّنْ الصَّيْدِ تَنَالَهُ آيْدِيكُمْ وَرِمَاكُمْ لِيَعْلَمَ اللَّهُ مَنْ يَخَافُهُ بِالْغَيْبِ فَمَنْ أَعْتَدَىٰ بَعْدَ ذَلِكَ فَعَلَهُ عَدَابٌ أَلِيمٌ ﴿٩٤﴾

يَا أَيُّهَا الَّذِينَ آمَنُوا لَا تَقْتُلُوا الصَّيْدَ وَأَنْتُمْ حُرْمٌ وَمَنْ قَتَلَهُ مِنْكُمْ مُتَعَمِّدًا فَجَزَاءٌ مِّثْلُ مَا قَتَلَ مِنَ النَّعْوِ يَحْكُمُ بِهِ ذَوَا عَدْلٍ مِنْكُمْ هَدْيًا بَلِغَ الْكَعْبَةِ

48. ಇಹ್ರಾಮ್‌ನ ಸಂದರ್ಭದಲ್ಲಿ ಸ್ವತಃ ಬೇಟೆಯಾಡುವುದು ಅಥವಾ ಬೇಟೆಯಾಡುವವನಿಗೆ ನೆರವಾಗುವುದು ನಿಷಿದ್ಧ. ಇಹ್ರಾಮ್ ಧರಿಸಿರುವವರಿಗಾಗಿಯೇ ಬೇಟೆಯಾಡಲಾಗಿದ್ದರೂ ಅದರ ಸೇವನೆ ಇಹ್ರಾಮಿನಲ್ಲಿರುವವನಿಗೆ ಧರ್ಮಸಮ್ಮತವಲ್ಲ. ಆದರೆ ಯಾರಾದರೂ ತನಗಾಗಿ ಬೇಟೆಯಾಡಿದ್ದು, ಅದರ ಒಂದು ಭಾಗವನ್ನು ಇಹ್ರಾಮಿನಲ್ಲಿರುವವನ ಸೇವನೆಗೆಂದು ಉಡುಗೊರೆಯ ರೂಪದಲ್ಲಿ ಕಳುಹಿಸಿದ್ದರೆ ಅದನ್ನು ಸೇವಿಸುವುದರಲ್ಲಿ ಅಭ್ಯಂತರವಿಲ್ಲ. ಅಪಾಯಕಾರಿ ಪ್ರಾಣಿಗಳು ಈ ಸಾಮಾನ್ಯ ಆದೇಶದಿಂದ ಹೊರತಾಗಿವೆ. ಉದಾ: ಸರ್ಪ, ಚೇಳು, ಹುಚ್ಚು ನಾಯಿ ಮತ್ತಿತರ ಅಪಾಯಕರ ಜಂತುಗಳನ್ನು ಇಹ್ರಾಮಿನ ಸಂದರ್ಭದಲ್ಲೂ ಕೊಲ್ಲಬಹುದಾಗಿದೆ.

ಬಂದು ಬಲಿಪಶುವನ್ನು ಕಾಣಿಕೆಯಾಗಿ ಕೊಡಬೇಕಾಗುವುದು ಮತ್ತು ಈ ಕಾಣಿಕೆಯು 'ಕಅಬಾ'ಕ್ಕೆ ತಲಪಿಸಲ್ಪಡುವುದು. ಇಲ್ಲವಾದರೆ ಅವನು ಮಾಡಿದುದರ ಫಲವು ಣ್ಣವಂತಾಗಲು ಈ ಪಾಪದ ಪ್ರಾಯಶ್ಚಿತ್ತ ರೂಪದಲ್ಲಿ ಕೆಲವು ಮಂದಿ ದರಿದ್ರರಿಗೆ ಊಟ ಕೊಡಬೇಕಾಗುವುದು ಅಥವಾ ಅದಕ್ಕನುಗುಣವಾಗಿ ಉಪವಾಸವಿಡಬೇಕಾಗುವುದು. ಹಿಂದೆ ಆಗಿ ಹೋದುದನ್ನು ಅಲ್ಲಾಹನು ಕ್ಷಮಿಸಿಬಿಟ್ಟನು. ಆದರೆ, ಇನ್ನು ಯಾರಾದರೂ ಈ ಕೃತ್ಯವನ್ನು ಪುನರಾವರ್ತಿಸಿದರೆ, ಅಲ್ಲಾಹನು ಅವನಿಂದ ಪ್ರತೀಕಾರ ಪಡೆದೇ ತೀರುವನು. ಅಲ್ಲಾಹನು ಮಹಾ ಪ್ರತಾಪಶಾಲಿಯೂ ಪ್ರತೀಕಾರ ಪಡೆಯಲು ಶಕ್ತನೂ ಆಗಿರುತ್ತಾನೆ.

96. ಸಮುದ್ರದ ಬೇಟೆ ಮತ್ತು ಅದನ್ನು ತಿನ್ನುವುದು ನಿಮಗೆ 'ಧರ್ಮಸಮ್ಮತ'ಗೊಳಿಸಲ್ಪಟ್ಟಿದೆ. ನೀವು ತಂಗಿದಲ್ಲಿಯೂ ಅದನ್ನು ಣ್ಣಬಹುದು. ಯಾತ್ರಿಕರ ತಂಡಕ್ಕಾಗಿಯೂ ಅದನ್ನು ಆಹಾರವಾಗಿ ಮಾಡಿಕೊಳ್ಳಬಹುದು. ಆದರೆ ನೀವು ಇಹ್ಯಾಮಿನ ಸ್ಥಿತಿಯಲ್ಲಿರುವ ತನಕ ಭೂಭಾಗದ ಬೇಟೆಯು ನಿಮಗೆ 'ನಿಷಿದ್ಧ'ಗೊಳಿಸಲ್ಪಟ್ಟಿದೆ. ಆದುದರಿಂದ ಯಾವಾತನ ಸನ್ನಿಧಿಯಲ್ಲಿ ನಿಮ್ಮೆಲ್ಲರನ್ನು ಸುತ್ತುವರಿದು ಹಾಜರುಪಡಿಸಲಾಗುವುದೋ ಆ ಅಲ್ಲಾಹನ ಅವಿಧೇಯತೆಯಿಂದ ದೂರವಿರಿ.

97. ಅಲ್ಲಾಹನು ಪ್ರತಿಷ್ಠಿತ ಭವನವಾದ 'ಕಅಬಾ'ವನ್ನು ಜನರ ಪಾಲಿಗೆ (ಸಾಮೂಹಿಕ ಜೀವನವನ್ನು) ನೆಲೆನಿಲ್ಲಿಸುವ ಸಾಧನವಾಗಿ ಮಾಡಿದನು ಮತ್ತು ಪ್ರತಿಷ್ಠಿತ ತಿಂಗಳನ್ನೂ ಬಲಿಪಶುಗಳನ್ನೂ ಕೊರಳಪಟ್ಟಿಗಳನ್ನೂ (ಈ ಕಾರ್ಯಕ್ಕೆ ಸಹಾಯಕವನ್ನಾಗಿ ಮಾಡಿದನು.) ಇದು ಅಲ್ಲಾಹನು ಭೂಮಿ-ಆಕಾಶಗಳ ಸಕಲ ವೃತ್ತಾಂತಗಳನ್ನು ಅರಿಯುವವನೆಂದೂ ಅವನಿಗೆ ಎಲ್ಲ ವಸ್ತುಗಳ ಪರಿಚ್ಛಾನವಿರುವುದೆಂದೂ ನೀವು ತಿಳಿದುಕೊಳ್ಳಲಿಕ್ಕಾಗಿರುತ್ತದೆ.

98. ಅಲ್ಲಾಹನು ಶಿಕ್ಷೆ ನೀಡುವುದರಲ್ಲಿಯೂ ಅತ್ಯುಗ್ರನು ಮತ್ತು ಅದರೊಂದಿಗೆ ಅತ್ಯಂತ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆಂಬುದನ್ನು ಚೆನ್ನಾಗಿ ತಿಳಿದುಕೊಳ್ಳಿರಿ.

99. ಸಂದೇಶವಾಹಕರ ಮೇಲೆ ಸಂದೇಶವನ್ನು ತಲುಪಿಸುವ ಹೊಣೆ ಮಾತ್ರವಿದೆ. ಮುಂದೆ ನಿಮ್ಮ ಅಂತರಂಗ ಬಹಿರಂಗಗಳ ಸಕಲ ಸ್ಥಿತಿಗಳನ್ನು ತಿಳಿಯುವವನು ಅಲ್ಲಾಹನು.

أَوْ كَفَّارَةٌ طَعَامُ مَسْكِينٍ أَوْ عَدْلٌ ذَلِكُ
صِيَامًا مَالِيًا وَوَقَى وَبَالَ أَمْرِهِ عَفَا اللَّهُ عَنَّا
سَلَفٌ وَمَنْ عَادَ فَيَنْتَقِمُ اللَّهُ مِنْهُ
وَاللَّهُ عَزِيزٌ ذُو انتِقَامٍ ﴿٩٦﴾

أَجَلٌ لَكُمْ صَيْدُ الْبَحْرِ وَطَعَامُهُ مَتَاعًا
لَكُمْ وَالسِّيَاحَةُ وَحُرْمٌ عَلَيْكُمْ صَيْدُ
الْبَرِّ مَا دُمْتُمْ حُرُمًا وَاتَّقُوا اللَّهَ الَّذِي
إِلَيْهِ تُحْشَرُونَ ﴿٩٧﴾

جَعَلَ اللَّهُ الْكَعْبَةَ الْبَيْتَ الْحَرَامَ قِيَامًا
لِلنَّاسِ وَ الشَّهْرَ الْحَرَامَ وَ الْهَدْيَ
وَ الْقَلَائِدَ ذَلِكُ لِيَتْلَمَّوْا أَنَّهُ اللَّهُ يَعْلَمُ
مَا فِي السَّمَوَاتِ وَ مَا فِي الْأَرْضِ وَ أَنَّ اللَّهَ
بِكُلِّ شَيْءٍ عَلِيمٌ ﴿٩٨﴾

إِعْلَمُوا أَنَّ اللَّهَ شَدِيدُ الْعِقَابِ وَ أَنَّ
اللَّهَ غَفُورٌ رَحِيمٌ ﴿٩٩﴾

مَا عَلَى الرَّسُولِ إِلَّا الْبَلْغُ وَ اللَّهُ يَعْلَمُ
مَا تُبْدُونَ وَ مَا تَكْتُمُونَ ﴿١٠٠﴾

100. ಓ ಸಂದೇಶವಾಹಕರೇ, ಅವರೊಡನೆ ಹೇಳಿರಿ, ಅಶುದ್ಧದ ಹೆಚ್ಚಳವು ನಿಮಗೆ ಎಷ್ಟು ಮೋಹಕವಾಗಿ ಕಂಡರೂ ಶುದ್ಧ ಮತ್ತು ಅಶುದ್ಧಗಳು ಎಷ್ಟಕ್ಕೂ ಸಮಾನವಲ್ಲ.⁴⁹ ಆದುದರಿಂದ ಓ ಬುದ್ಧಿಜೀವಿಗಳೇ, ಅಲ್ಲಾಹನ ಆಜ್ಞೋಲ್ಲಂಘನೆಯಿಂದ ದೂರವಿರಿ. ಇದರಿಂದ ನಿಮಗೆ ವಿಜಯ ಪ್ರಾಪ್ತವಾಗಬಹುದೆಂದು ನಿರೀಕ್ಷಿಸಬಹುದು.

قُلْ لَا يَسْتَوِي الْخَبِيثُ وَالطَّيِّبُ وَلَا
أَعْجَبُكَ كَثْرَةُ الْخَبِيثِ فَاتَّقُوا اللَّهَ يَا أُولِي
الْأَلْبَابِ لَعَلَّكُمْ تُفْلِحُونَ ﴿١٠٠﴾

101. ಓ ಸತ್ಯವಿಶ್ವಾಸಿಗಳೇ, ಬಹಿರಂಗಗೊಳಿಸಿದರೆ ನಿಮಗೆ ಅಪ್ರಿಯ ವಾಗಬಹುದಾದಂಥ ವಿಷಯಗಳ ಬಗ್ಗೆ ಪ್ರಶ್ನಿಸಬೇಡಿ.⁵⁰ ಆದರೆ, ಕುರ್ಆನ್ ಅವತೀರ್ಣಗೊಳ್ಳುತ್ತಿರುವಾಗ ಅಂತಹವುಗಳ ಕುರಿತು ಕೇಳಿದರೆ, ಅವು ನಿಮಗೆ ಪ್ರಕಟಗೊಳಿಸಲ್ಪಡುವವು. ನೀವು ಇಷ್ಟರ ತನಕ ಮಾಡಿರುವುದನ್ನು ಅಲ್ಲಾಹನು ಕ್ಷಮಿಸಿಬಿಟ್ಟನು. ಅವನು ಕ್ಷಮಾಶೀಲನೂ ಸಹನಾಶೀಲನೂ ಆಗಿರುತ್ತಾನೆ.

يَا أَيُّهَا الَّذِينَ آمَنُوا لَا تَسْأَلُوا عَنَ شَيْءٍ
إِنَّ تَبَدَّلَ لَكُمْ سُوؤُكُمْ وَإِن تَسْأَلُوا عَنْهَا
حِينَ يُنزِلَ الْقُرْآنَ تَبَدَّلَ لَكُمْ عَفَا اللَّهُ
عَنْهَا وَاللَّهُ عَفُورٌ حَلِيمٌ ﴿١٠١﴾

102. ನಿಮಗಿಂತ ಮುಂಚೆ ಒಂದು ಜನಾಂಗವು ಇದೇ ತರದ ಪ್ರಶ್ನೆಗಳನ್ನು ಕೇಳಿತ್ತು. ಮುಂದೆ ಅವರು ಈ ವಿಷಯಗಳಿಂದಾಗಿಯೇ 'ಸತ್ಯನಿಷೇಧ'ದಲ್ಲಿ ಸಿಲುಕಿಬಿಟ್ಟರು.

قَدْ سَأَلَهَا قَوْمٌ مِّن قَبْلِكُمْ ثُمَّ أَصْبَحُوا
بِهَا كَافِرِينَ ﴿١٠٢﴾

103. ಅಲ್ಲಾಹನು ಯಾವುದೇ 'ಬಹೀರಃ'ವನ್ನಾಗಲೀ 'ಸಾಯಿಬಃ'ವನ್ನಾಗಲೀ 'ವಸೀಲ'ವನ್ನಾಗಲೀ 'ಹಾಮ'ವನ್ನಾಗಲೀ ನಿಶ್ಚಯಿಸಿಲ್ಲ.⁵¹ ಆದರೆ ಈ ಸತ್ಯನಿಷೇಧಿಗಳು ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸುತ್ತಾರೆ ಮತ್ತು ಅವರಲ್ಲಿ ಹೆಚ್ಚಿನವರು (ಇಂತಹ ಭ್ರಾಮಕ ವಿಷಯಗಳನ್ನು ನಂಬುವ) ಬುದ್ಧಿಹೀನರು.

مَا جَعَلَ اللَّهُ مِنْ بَحِيرَةٍ وَلَا سَائِبَةٍ
وَلَا وَصِيلَةٍ وَلَا حَامٍ وَلَكِنَّ الَّذِينَ
كَفَرُوا يَفْتَرُونَ عَلَى اللَّهِ الْكَذِبَ وَ
كَثُرُهُمْ لَا يَعْقِلُونَ ﴿١٠٣﴾

49. ಈ ಸೂಕ್ತ, ಬೆಲೆ ಮತ್ತು ಮೌಲ್ಯಗಳ ವಿಶಿಷ್ಟ ಮಾನದಂಡವನ್ನು ನಮ್ಮ ಮುಂದಿರಿಸುತ್ತದೆ. ಇದು ಮೇಲ್ನೋಟಕ್ಕೆ ಮಾನವ ನಿರ್ಧರಿಸುವ ಮಾನದಂಡಕ್ಕಿಂತ ತೀರಾ ಭಿನ್ನವಾಗಿದೆ. ಮೇಲ್ನೋಟಕ್ಕೆ ನೂರು ರೂಪಾಯಿ ಖಂಡಿತವಾಗಿಯೂ ಐದು ರೂಪಾಯಿಗಿಂತ ಹೆಚ್ಚು ಬೆಲೆ ಬಾಳುವುದೆಂದು ತೋರುತ್ತದೆ. ಏಕೆಂದರೆ ನೂರು ಮತ್ತು ಐದರ ನಡುವೆ ದೊಡ್ಡ ವ್ಯತ್ಯಾಸವಿದೆ. ಆದರೆ ಈ ಸೂಕ್ತದ ಪ್ರಕಾರ ನೂರು ರೂಪಾಯಿಗಳನ್ನು ದೇವನ ಆಜ್ಞೋಲ್ಲಂಘನೆಯ ಮೂಲಕ ಸಂಪಾದಿಸಲಾಗಿದ್ದರೆ ಅದು ಅಶುದ್ಧವಾಗಿದೆ. ದೇವನ ಅನುಸರಣೆಯೊಂದಿಗೆ ಐದು ರೂಪಾಯಿಯನ್ನು ಸಂಪಾದಿಸಲಾಗಿದ್ದರೆ ಅದು ಶುದ್ಧವಾಗಿದೆ. ಅಶುದ್ಧವಾದುದು ಪ್ರಮಾಣದಲ್ಲಿ ಎಷ್ಟೇ ಹೆಚ್ಚಿದ್ದರೂ ಅದು ಶುದ್ಧವಾದುದಕ್ಕೆ ತುಲನಾಗಲಾರದು.

50. ಪ್ರವಾದಿವರ್ಯರೊಂದಿಗೆ(ಸ) ಕೆಲವರು ಚಿತ್ರವಿಚಿತ್ರವಾದ ನಿರರ್ಥಕ ಪ್ರಶ್ನೆಗಳನ್ನು ಕೇಳುತ್ತಿದ್ದರು. ಅವು ಧಾರ್ಮಿಕವಾಗಿಯೂ ಲೌಕಿಕವಾಗಿಯೂ ನಿರರ್ಥಕವಾದ ಪ್ರಶ್ನೆಗಳಾಗಿದ್ದವು. ಆದ್ದರಿಂದ ಈ ಎಚ್ಚರಿಕೆ ನೀಡಲಾಗಿದೆ.

51. ಇದು ಅರಬರಲ್ಲಿದ್ದ ಮೂಢನಂಬಿಕೆಗಳ ಪ್ರಸ್ತಾವವಾಗಿದೆ. ಬಹೀರಃ:- ಐದು ಬಾರಿ ಮರಿ ಹಾಕಿದ ಮತ್ತು ಕೊನೆಯಲ್ಲಿ ಗಂಡು ಮರಿಗೆ ಜನ್ಮ ನೀಡಿದ ಒಂಟಿಯನ್ನು ಅವರು 'ಬಹೀರ' ಎನ್ನುತ್ತಿದ್ದರು. ಅಜ್ಞಾನ ಕಾಲದಲ್ಲಿ ಅರಬರು ಅಂತಹ ಒಂಟಿಯ ಕಿವಿಯನ್ನು ಕತ್ತರಿಸಿ ಅದನ್ನು ಸ್ವತಂತ್ರವಾಗಿ ಬಿಟ್ಟು ಬಿಡುತ್ತಿದ್ದರು. ಅನಂತರ ಯಾರೂ ಅದರ ಮೇಲೆ ಸವಾರಿ ಮಾಡುವುದಾಗಲಿ, ಹಾಲು ಕರೆಯುವುದಾಗಲಿ, ಉಣ್ಣೆಯನ್ನು ತೆಗೆಯುವುದಾಗಲಿ ಮಾಡುತ್ತಿರಲಿಲ್ಲ. ಯಾವ ಹೊಲ ಅಥವಾ ಹುಲ್ಲುಗಾವಲಿನ ಹುಲ್ಲು ಮೇಯಲಿಕ್ಕೂ ಎಲ್ಲಿಂದ ಬೇಕಾದರೂ ನೀರು ಕುಡಿಯಲಿಕ್ಕೂ ಅದಕ್ಕೆ ಸ್ವಾತಂತ್ರ್ಯವಿತ್ತು. ಸಾಯಿಬಃ:- ಯಾವುದಾದರೂ ಆಕಾಂಕ್ಷೆ ಈಡೇರಿದ, ರೋಗ ಶಮನವಾದ

104. "ಅಲ್ಲಾಹನು ಅವತೀರ್ಣಗೊಳಿಸಿದ ಶಾಸನದ ಕಡೆಗೂ ಆತನ ಸಂದೇಶವಾಹಕರ ಕಡೆಗೂ ಬನ್ನಿರಿ" ಎಂದು ಅವರೊಡನೆ ಹೇಳಿದಾಗ ಅವರು, "ನಾವು ನಮ್ಮ ಪೂರ್ವಿಕರನ್ನು ಯಾವ ಮಾರ್ಗದಲ್ಲಿ ಕಂಡದ್ದೆವೋ ಅದೇ ನಮಗೆ ಸಾಕು" ಎಂದು ಹೇಳುತ್ತಾರೆ. ಪೂರ್ವಿಕರು ಏನೂ ಅರಿತಿರದಿದ್ದರೂ ಮತ್ತು ಅವರಿಗೆ ಸನ್ಮಾರ್ಗದ ಅರಿವೇ ಇಲ್ಲದಿದ್ದರೂ ಇವರು ಅವರನ್ನೇ ಅನುಕರಿಸುತ್ತಿರುವರೇ?

وَإِذْ أَوْحَيْنَا لَهُمْ نَعَاءًا إِلَىٰ مَا نَزَّلَ اللَّهُ
وَالَى الرَّسُولِ فَأَلْوَاحِصِينَ مَا وَجَدْنَا
عَلَيْهِ آبَاءَنَا أَوْ كُفَّانَ أَبَائِهِمْ
لَا يَعْلَمُونَ شَيْئًا وَلَا يَهْتَدُونَ ﴿١٠٤﴾

105. ಓ ಸತ್ಯವಿಶ್ವಾಸಿಗಳೇ, ನೀವು ನಿಮ್ಮ ಬಗ್ಗೆ ಚಿಂತಿಸಿಕೊಳ್ಳಿರಿ. ನೀವು ಸ್ವತಃ ಸತ್ಯದಲ್ಲಿದ್ದರೆ ಇತರರ ಪಥಭ್ರಷ್ಟತೆಯಿಂದ ನಿಮಗೇನೂ ಕೇಡುಂಟಾಗದು.⁵² ನಿಮಗಲ್ಲರಿಗೂ ಅಲ್ಲಾಹನ ಕಡೆಗೆ ಮರಳಿ ಸಾಗಲಿಕ್ಕಿದೆ. ನೀವೇನು ಮಾಡುತ್ತಿದ್ದಿರೆಂದು ಆಗ ಅವನು ನಿಮಗೆ ತೋರಿಸಿ ಕೊಡುವನು.

يَا أَيُّهَا الَّذِينَ آمَنُوا عَلَيْكُمْ أَنْفُسَكُمْ لَا
يُضُرُّكُمْ مَن ضَلَّ إِذَا اهْتَدَيْتُمْ إِلَىٰ
اللَّهِ مَرْجِعُكُمْ جَمِيعًا فَيُنَبِّئُكُمْ بِمَا
كُنتُمْ تَعْمَلُونَ ﴿١٠٥﴾

106. ಓ ಸತ್ಯವಿಶ್ವಾಸಿಗಳೇ, ನಿಮಗಾರಿಗಾದರೂ ಮರಣದ ಕಾಲ ಬಂದಾಗ ಮತ್ತು ಅವನು 'ಉಯಿಲು' ಮಾಡುತ್ತಿರುವಾಗ ನಿಮ್ಮ ಕೂಟದಿಂದ ಇಬ್ಬರು ನ್ಯಾಯಶೀಲರನ್ನು⁵³ ಸಾಕ್ಷಿ

يَا أَيُّهَا الَّذِينَ آمَنُوا شَهَادَةٌ بَيْنَكُمْ إِذَا
خَضَرَ أَحَدَكُمُ الْمَوْتُ حِينَ الْوَصِيَّةِ

ಅಥವಾ ಅಪಾಯದಿಂದ ಪಾರಾದ ಕಾರಣಕ್ಕಾಗಿ ಕೃತಜ್ಞತೆಯ ರೂಪದಲ್ಲಿ ಹರಕೆಗೆ ಬಿಡಲಾದ ಒಂಟಿಯನ್ನು ಸಾಯಿಬ: ಎನ್ನಲಾಗುತ್ತದೆ. ಅಲ್ಲದೆ ಹತ್ತು ಬಾರಿ ಹೆಣ್ಣು ಮರಿಯನ್ನೇ ಹಾಕಿದ ಒಂಟಿಯನ್ನೂ ಸ್ವತಂತ್ರವಾಗಿ ಬಿಟ್ಟು ಬಿಡಲಾಗುತ್ತಿತ್ತು.

ವಸೀಲ:- ಆಡಿನ ಮೊದಲ ಮರಿ ಗಂಡಾಗಿದ್ದರೆ ಅದನ್ನು ದೇವರುಗಳ ಹೆಸರಲ್ಲಿ ಬಲಿಯರ್ಪಿಸಲಾಗುತ್ತಿತ್ತು. ಹೆಣ್ಣು ಮರಿಯಾದರೆ ಅದನ್ನು ಇಟ್ಟುಕೊಳ್ಳಲಾಗುತ್ತಿತ್ತು. ಹೆಣ್ಣು ಮತ್ತು ಗಂಡು ಮರಿಗಳೆರಡೂ ಒಟ್ಟಿಗೆ ಜನಿಸಿದರೆ ಗಂಡು ಮರಿಯನ್ನು ಬಲಿಯರ್ಪಿಸುವ ಬದಲು ದೇವರುಗಳ ಹೆಸರಲ್ಲಿ ಸ್ವತಂತ್ರವಾಗಿ ಬಿಟ್ಟು ಬಿಡುತ್ತಿದ್ದರು. ಇದರ ಹೆಸರೇ 'ವಸೀಲ.'

ಹಾವ್:- ಒಂಟಿಯೊಂದರ ಮೊಮ್ಮರಿಯು ಸವಾರಿ ಮಾಡಲರ್ಹವಾಗುವಷ್ಟು ಬೆಳೆದು ನಿಂತರೆ ಆ ಮುದಿ ಒಂಟಿಯನ್ನು ಸ್ವತಂತ್ರವಾಗಿ ಬಿಟ್ಟು ಬಿಡಲಾಗುತ್ತಿತ್ತು. ಹಾಗೆಯೇ ಯಾವುದಾದರೂ ಗಂಡು ಒಂಟಿಯ ವೀರ್ಯದಿಂದ ಹತ್ತು ಮರಿಗಳು ಹುಟ್ಟಿದ್ದರೆ ಅದನ್ನೂ ಸ್ವತಂತ್ರಗೊಳಿಸಲಾಗುತ್ತಿತ್ತು.

52. ಅರ್ಥಾತ್- ಸದಾ ಇನ್ನೊಬ್ಬ ಏನು ಮಾಡುತ್ತಿದ್ದಾನೆ, ಯಾರ ವಿಶ್ವಾಸದಲ್ಲಿ ಎಂತಹ ದೋಷಗಳಿವೆ, ಯಾರಲ್ಲಿ ಎಂತಹ ದುಷ್ಟತ್ಯಗಳಿವೆ ಎಂಬಿತ್ಯಾದಿಗಳನ್ನು ನೋಡುವ ಬದಲು ವ್ಯಕ್ತಿ ಸ್ವತಃ ತಾನೇನು ಮಾಡುತ್ತಿದ್ದೇನೆ ಎಂದು ನೋಡಿಕೊಳ್ಳಬೇಕು. ಆದರೆ ವ್ಯಕ್ತಿ ತನ್ನ ಮೋಕ್ಷದ ಬಗ್ಗೆ ಮಾತ್ರ ಚಿಂತಿಸಬೇಕು, ಇತರರ ಸುಧಾರಣೆಯ ಬಗ್ಗೆ ಆಲೋಚಿಸಬಾರದು ಎಂದು ಅರ್ಥವಲ್ಲ. ಈ ತಪ್ಪುಕಲ್ಪನೆಯನ್ನು ನಿಗಿಸುತ್ತಾ ಹ. ಅಬೂಬಕರ್ ಸಿದ್ದೀಕ್(ರ) ತಮ್ಮ ಪ್ರವಚನವೊಂದರಲ್ಲಿ ಹೀಗೆ ಹೇಳಿದ್ದಾರೆ, "ಜನರೇ! ನೀವು ಈ ಸೂಕ್ತವನ್ನು ಓದುತ್ತೀರಿ ಮತ್ತು ಅದನ್ನು ತಪ್ಪಾಗಿ ಅರ್ಥೈಸಿಕೊಳ್ಳುತ್ತೀರಿ. ಕೆಡುಕನ್ನು ನೋಡಿ ಅದನ್ನು ಪರಿವರ್ತಿಸಲು ಪ್ರಯತ್ನಿಸಿದರೆ, ಅಕ್ರಮವನ್ನು ಕಂಡೂ ಅಕ್ರಮಿಯ ಕೈ ಹಿಡಿಯದ ಸ್ಥಿತಿಗೆ ಜನರು ತಲಪಿದರೆ ಅಲ್ಲಾಹನ ಯಾತನೆ ಎಲ್ಲರನ್ನೂ ಆವರಿಸಿಕೊಳ್ಳಬಹುದು ಎಂದು ಪ್ರವಾದಿವರ್ಯರು(ಸ) ಹೇಳಿದುದನ್ನು ನಾನು ಕೇಳಿದ್ದೇನೆ. ಆದ್ದರಿಂದ ದೇವನಾಣೆಗೂ ಒಳಿತಿನ ಆದೇಶ ಕೊಡುವುದು ಮತ್ತು ಕೆಡುಕಿನಿಂದ ತಡೆಯುವುದು ನಿಮ್ಮ ಮೇಲೆ ಕಡ್ಡಾಯ. ಅನ್ಯಥಾ ನಿಮ್ಮಲ್ಲಿ ಅತ್ಯಂತ ಕೀಳುಟ್ಟದವರನ್ನು ಅಲ್ಲಾಹನು ನಿಮ್ಮ ಮೇಲೆ ಅಧಿಕಾರ ಉಳ್ಳವರಾಗಿ ಮಾಡುವನು. ಅವರು ನಿಮಗೆ ತೀವ್ರತರ ಯಾತನೆಗಳನ್ನುಂಟು ಮಾಡುವರು. ಅಂತಹ ಸಂದರ್ಭದಲ್ಲಿ ನಿಮ್ಮಲ್ಲಿನ ಸದ್ಗುಣ ಅಲ್ಲಾಹನೊಡನೆ ಪ್ರಾರ್ಥಿಸುವರು, ಆದರೆ ಅದು ಸ್ವೀಕರಿಸಲ್ಪಡಲಾರದು."

53. ಅರ್ಥಾತ್- ಧರ್ಮಿಷ್ಠನೂ, ಸತ್ಯಸಂಧನೂ ನಂಬಲರ್ಹನೂ ಆದ ಓರ್ವ ಮುಸ್ಲಿಮ್.

ಗಳನ್ನಾಗಿರಿಸಿಕೊಳ್ಳಬೇಕು ಅಥವಾ ನೀವು ಪ್ರಯಾಣದಲ್ಲಿದ್ದಾಗ ನಿಮಗೆ ಮರಣಯಾತನೆಯುಂಟಾದರೆ ಪರ(ಧರ್ಮೀಯ)ರಿಂದ ಲಾದರೂ ಇಬ್ಬರನ್ನು ಸಾಕ್ಷಿಗಳಾಗಿರಿಸಿಕೊಳ್ಳಿರಿ. ಆ ಬಳಿಕ ಸಂದೇಹವೇನಾದರೂ ಉಂಟಾದರೆ ಇಬ್ಬರು ಸಾಕ್ಷಿದಾರರನ್ನೂ ನಮಾಝಿನ ಬಳಿಕ (ಮಸೀದಿಯೊಳಗೆ) ತಡೆದಿರಿಸಬೇಕು. ಅವರು ಅಲ್ಲಾಹನ ಪ್ರಮಾಣ ಮಾಡುತ್ತ, "ಒಬ್ಬನು ನಮ್ಮ ಬಂಧು ಬಳಗದವನೇ ಆಗಿದ್ದರೂ (ನಾವು ಅವನಿಗೆ ರಿಯಾಯಿತಿ ತೋರಿಸುವವರಲ್ಲ) ನಾವು ಯಾವುದೇ ಸ್ವಂತ ಲಾಭಕ್ಕಾಗಿ ಸಾಕ್ಷ್ಯ ವಿಕ್ರಯ ಮಾಡುವವರಲ್ಲ ಮತ್ತು ಅಲ್ಲಾಹನಿಗೆ ಸಂಬಂಧಿಸಿದ ಸಾಕ್ಷ್ಯವನ್ನು ಅಡಗಿಸುವವರಲ್ಲ. ಒಂದು ವೇಳೆ ನಾವು ಹಾಗೆ ಮಾಡಿದರೆ ಪಾಪಿಗಳಲ್ಲಿ ಗಣಿಸಲ್ಪಡುವೆವು" ಎಂದು ಹೇಳಬೇಕು.

107. ಆದರೆ ಅವರಿಬ್ಬರೂ ತಮ್ಮನ್ನು ತಾವೇ ಪಾಪಕ್ಕೆ ಗುರಿಪಡಿಸಿಕೊಂಡರೆಂದು ತಿಳಿದು ಬಂದರೆ ಅವರ ಸ್ಥಾನದಲ್ಲಿ, ಸಾಕ್ಷಿ ನೀಡುವುದರಲ್ಲಿ ಅವರಿಗಿಂತಲೂ ಹೆಚ್ಚು ಅರ್ಹತೆ ಪಡೆದ ಬೇರೆ ಇಬ್ಬರು, ಹಕ್ಕುಚ್ಯುತಿಗೆ ತುತ್ತಾದವರ ಪೈಕಿ - ಸಾಕ್ಷಿಗಳಾಗಿ ನಿಲ್ಲಬೇಕು. ಅವರು ಅಲ್ಲಾಹನ ಮೇಲೆ ಆಣೆ ಹಾಕಿ, "ನಮ್ಮ ಸಾಕ್ಷ್ಯವು ಅವರ ಸಾಕ್ಷ್ಯಕ್ಕಿಂತ ಅಧಿಕ ಸತ್ಯವಾಗಿರುತ್ತದೆ. ನಾವು ನಮ್ಮ ಸಾಕ್ಷ್ಯದಲ್ಲಿ ಯಾವುದೇ ಅತಿರೇಕಗೈದಿರುವುದಿಲ್ಲ. ಹಾಗೆ ಮಾಡಿದರೆ ನಾವು ಅಕ್ರಮಿಗಳಲ್ಲಾಗುವೆವು" ಎಂದು ಹೇಳಬೇಕು.

108. ಈ ಕ್ರಮದಿಂದಾಗಿ ಜನರು ನಿಖರವಾಗಿ ಸಾಕ್ಷ್ಯ ಹೇಳುವರು. ಅಥವಾ ಕನಿಷ್ಠಪಕ್ಷ ಅವರ ಪ್ರಮಾಣ ವಚನಗಳ ನಂತರ ಇತರರ ಪ್ರಮಾಣ ವಚನಗಳ ಮೂಲಕ ತಮ್ಮ ಖಂಡನೆ ಯಾಗದಂತೆ ಭಯಪಡುವರೆಂದು ಹೆಚ್ಚಾಗಿ ನಿರೀಕ್ಷಿಸಬಹುದು. ಅಲ್ಲಾಹನನ್ನು ಭಯಪಡಿದಿರಿ ಮತ್ತು ಕಿವಿಗೊಟ್ಟು ಕೇಳಿರಿ- ಅಲ್ಲಾಹನು ಆಜ್ಞೋಲ್ಲಂಘಕರನ್ನು ತನ್ನ ಸನ್ಮಾರ್ಗದಿಂದ ವಂಚಿತಗೊಳಿಸುತ್ತಾನೆ.

109. ಅಲ್ಲಾಹನು ಸಂದೇಶವಾಹಕರನ್ನೆಲ್ಲ ಒಟ್ಟುಗೂಡಿಸಿ, "ನಿಮಗೆ ಯಾವ ಉತ್ತರ ಕೊಡಲಾಯಿತೆಂದು"⁵⁴ ಕೇಳುವ ಆ ದಿನ

ثُمَّ ذَوَاعِدِلٍ مِّنكُمْ أَوْ آخَرِينَ مِنْ
غَيْرِكُمْ إِنْ أَنْتُمْ صَرَبْتُمْ فِي الْأَرْضِ
فَأَصَابَتْكُمْ مُصِيبَةُ السَّوْتِ تَحْسِبُوهَا
مِنْ بَعْدِ الصَّلَاةِ فَيُقْسِمُونَ بِاللَّهِ إِنْ
رَتَبْتُمْ لَا تَشْتَرِي بِهِ ثَمَنًا وَلَوْ كَانَ ذَا
قُرْبَىٰ وَلَا تَكْتُمُ شَهَادَةَ اللَّهِ إِنْ آتَاكُمْ
لَيِّنَ الْأَثِيمِينَ ﴿١٠٧﴾

فَإِنْ عَثَرَ عَلَىٰ أَنَّهُمْ اسْتَحَقَّوْا فَآخَرِينَ
يَقُولُونَ مَقَامَهُمَا مِنَ الَّذِينَ اسْتَحَقَّ
عَلَيْهِمُ الْأَوْلَىٰ فَيُقْسِمُونَ بِاللَّهِ لَشَهَادَتُنَا
أَحَقُّ مِنْ شَهَادَتِهِمَا وَمَا اعْتَدَيْنَا إِلَّا
إِذَا لَيِّنَ الظَّالِمِينَ ﴿١٠٨﴾

ذَلِكَ أَدْنَىٰ أَنْ يَأْتُوا بِالشَّهَادَةِ عَلَىٰ وَجْهِهَا
أَوْ يَخَافُونَ أَنْ تُرَدَّ أَيْمَانٌ بَعْدَ آيْمَانِهِمْ
وَاتَّقُوا اللَّهَ وَاسْمَعُوا وَاللَّهُ لَا يَهْدِي
الْقَوْمَ الْفَاسِقِينَ ﴿١٠٩﴾

يَوْمَ يَجْمَعُ اللَّهُ الرُّسُلَ فَيَقُولُ مَاذَا
جُئْتُمْ قَالُوا لَا عِلْمَ لَنَا بِكَ

54. ಅರ್ಥಾತ್- ನಿರ್ಣಾಯಕ ದಿನದಂದು ಎಲ್ಲಾ ಪ್ರವಾದಿಗಳೊಡನೆ, ಇಸ್ಲಾಮಿನೆಡೆಗೆ ನೀವು ಜಗತ್ತಿಗೆ ನೀಡಿದ ಆಹ್ವಾನಕ್ಕೆ ಲೋಕದ ಜನರು ನಿಮಗೆ ಯಾವ ಪ್ರತ್ಯುತ್ತರ ನೀಡಿದರು ಎಂದು ಕೇಳಲಾಗುವುದು.

ಅವರು, "ನಮಗೇನೂ ಅರಿವಿಲ್ಲ. ನೀನೇ ರಹಸ್ಯವಾಗಿರುವ ಸಕಲ ಪರಮಾರ್ಥಗಳನ್ನು ಅರಿಯುವವನಾಗಿರುತ್ತಿ" ಎಂದೇ ನಿವೇದಿಸುವರು.

أَنْتَ عَلَّامُ الْغُيُوبِ ﴿١١٠﴾

110. ಅಲ್ಲಾಹನು ಹೀಗೆ ಹೇಳಿರುವ ಆ ಸಂದರ್ಭವನ್ನು ಊಹಿಸಿರಿ- "ಓ ಮರ್ಯಮರ ಪುತ್ರ ಈಸಾ, ನಾನು ನಿನಗೂ ನಿನ್ನ ಮಾತೆಗೂ ದಯಪಾಲಿಸಿದ್ದ 'ಭವ್ಯ ಕೊಡುಗೆಗಳನ್ನು' ಜ್ಞಾಪಿಸು. ನಾನು ಪವಿತ್ರಾತ್ಮನ ಮೂಲಕ ನಿನಗೆ ಸಹಾಯ ಮಾಡಿದೆ. ನೀನು ತೊಟ್ಟಿಲಲ್ಲಿಯೂ ವೃದ್ಧಾಪ್ಯದಲ್ಲಿಯೂ ಮಾತಾಡುತ್ತಿದ್ದೆ. ನಾನು ನಿನಗೆ ಗ್ರಂಥ ಮತ್ತು ಯುಕ್ತಿ, ತೌರಾತ್ ಮತ್ತು ಇಂಜಿಲ್‌ಗಳನ್ನು ಕೊಟ್ಟಿದ್ದೆ. ನೀನು ನನ್ನ ಅಪ್ಪಣೆಯಿಂದ ಮಣ್ಣಿನಿಂದ ಪಕ್ಷಿಯ ಪ್ರತಿರೂಪವನ್ನು ರಚಿಸುತ್ತಿದ್ದೆ ಮತ್ತು ಅದಕ್ಕೆ ಊದುತ್ತಿದ್ದೆ. ಅದು ನನ್ನ ಅಪ್ಪಣೆಯಿಂದ ಪಕ್ಷಿಯಾಗಿ ಬಿಡುತ್ತಿತ್ತು. ನೀನು ಹುಟ್ಟು ಕುರುಡರನ್ನೂ ಕುಷ್ಠ ರೋಗಿಗಳನ್ನೂ ನನ್ನ ಅಪ್ಪಣೆಯಿಂದ ವಾಸಿ ಮಾಡುತ್ತಿದ್ದೆ. ಮೃತ ದೇಹಗಳನ್ನು ನನ್ನ ಅಪ್ಪಣೆಯಿಂದ ಎಬ್ಬಿಸುತ್ತಿದ್ದೆ.⁵⁵ ಮುಂದೆ ನೀನು ಬನೀಇಸ್ರಾಕೀಲರ ಬಳಿಗೆ ಸುವ್ಯಕ್ತ ದೃಷ್ಟಾಂತಗಳನ್ನು ಕೊಂಡು ಹೋದಾಗ ಅವರಲ್ಲಿದ್ದ ಸತ್ಯನಿಷೇಧಿಗಳು ಈ ದೃಷ್ಟಾಂತಗಳು ಮಾಟಗಾರಿಕೆಯ ವಿನಾ ಬೇರೇನೂ ಅಲ್ಲವೆಂದರು. ಆಗ ನಾನೇ ನಿನ್ನನ್ನು ಅವರಿಂದ ರಕ್ಷಿಸಿದೆನು.

إِذْ قَالَ اللَّهُ لِعِيسَى ابْنَ مَرْيَمَ ادْكُرْ نِعْمَتِي عَلَيْكَ وَعَلَىٰ وَالِدَتِكَ إِذْ أَيَّدتُّكَ بِرُوحِ الْقُدُسِ تُكَلِّمُ النَّاسَ فِي الْمَهْدِ وَكَهْلًا وَإِذْ عَلَّمْتُكَ الْكِتَابَ وَالْحِكْمَةَ وَالتَّوْرَةَ وَالْإِنْجِيلَ وَإِذْ تَخْلُقُ مِنَ الطِّينِ كَهَيْئَةِ الطَّيْرِ بِأِذْنِي فَتَنفُخُ فِيهَا فَتَكُونُ طَيْرًا بِأِذْنِي وَتُبْرِئُ الْأَكْمَهَ وَالْأَبْرَصَ بِأِذْنِي وَإِذْ تُخْرِجُ الْمَوْتَىٰ بِأِذْنِي وَإِذْ كَفَفْتُ بَنِي إِسْرَائِيلَ عَنْكَ إِذْ جِئْتَهُم بِالْبَيِّنَاتِ فَقَالَ الَّذِينَ كَفَرُوا مِنْهُمْ إِنْ هَٰذَا إِلَّا سِحْرٌ مُّبِينٌ ﴿١١٠﴾

111. ನನ್ನ ಮೇಲೂ ನನ್ನ ಸಂದೇಶವಾಹಕರ ಮೇಲೂ ವಿಶ್ವಾಸ ವಿಡಿರೆಂದು ಹವಾರಿಗಳಿಗೆ ನಾನು ಸೂಚನೆ ಕೊಟ್ಟಾಗ, ನಾವು ವಿಶ್ವಾಸವಿಟ್ಟವೆಂದೂ ನಾವು ಮುಸ್ಲಿಮರಾಗಿರುವ ಬಗ್ಗೆ ಸಾಕ್ಷಿ ನಿಲ್ಲಿರೆಂದೂ ಅವರು ಹೇಳಿದರು.

وَإِذْ أَوْحَيْتُ إِلَى الْحَوَارِيِّينَ أَنْ آمِنُوا بِي وَبِرَسُولِي قَالُوا آمَنَّا وَآشَهِدُ بِأَنَّا مُسْلِمُونَ ﴿١١١﴾

112. (ಹವಾರಿಗಳಿಗೆ ಸಂಬಂಧಿಸಿದ)⁵⁶ ಈ ಘಟನೆಯೂ ನೆನಪಿರಲಿ: ಹವಾರಿಗಳು, "ಓ ಮರ್ಯಮರ ಪುತ್ರ ಈಸಾ, ನಿಮ್ಮ ಪ್ರಭು

إِذْ قَالَ الْحَوَارِيُّونَ لِعِيسَى ابْنَ مَرْيَمَ هَلْ يَسْتَطِيعُ رَبُّكَ أَنْ يُنَزِّلَ عَلَيْنَا

55. ಅರ್ಥಾತ್- ಮರಣಾವಸ್ಥೆಯಿಂದ ಎಬ್ಬಿಸಿ ಸಜೀವಾವಸ್ಥೆಗೆ ತಲುಪಿಸುತ್ತಿದ್ದೆ.

56. ಹವಾರಿಗಳ ಪ್ರಸ್ತಾಪ ಈ ಮೊದಲು ಬಂದಿತ್ತು. ಆದ್ದರಿಂದ ಇಲ್ಲಿ ಮಾತಿನ ಸರಣಿಯನ್ನು ಮುರಿದು ಉಪಮಾತಿನ ರೂಪದಲ್ಲಿ ಹವಾರಿಗಳಿಗೆ ಸಂಬಂಧಪಟ್ಟ ಇನ್ನೊಂದು ಘಟನೆಯೆಡೆಗೆ ಸೂಚಿಸಲಾಗಿದೆ. ಇದರಿಂದ ಮಸೀಹರಿಂದ(ಅ) ನೇರವಾಗಿ ಬೋಧನೆಗಳನ್ನು ಪಡೆದಿದ್ದ ಶಿಷ್ಯಂದಿರು ಅವರನ್ನು ಓರ್ವ ಮನುಷ್ಯ ಮತ್ತು ಓರ್ವ ದೇವದಾಸನೆಂದು ಮಾತ್ರ ಭಾವಿಸುತ್ತಿದ್ದರೆಂದು ವ್ಯಕ್ತವಾಗುತ್ತದೆ. ತಮ್ಮ ಗುರು ದೇವರಾಗಿದ್ದಾರೆ, ದೇವನ ಸಹಭಾಗಿಯಾಗಿದ್ದಾರೆ ಅಥವಾ ದೇವಪುತ್ರನಾಗಿದ್ದಾರೆ ಎಂದು ಅವರು ಕನಸು ಮನಸ್ಸಿನಲ್ಲೂ ಭಾವಿಸಿರಲಿಲ್ಲ. ಮಸೀಹ(ಅ) ಸ್ವತಃ ಅವರ ಮುಂದೆ ತಾನೊಬ್ಬ ಅಧಿಕಾರವಿಲ್ಲದ ದೇವದಾಸನಾಗಿದ್ದೇನೆ ಎಂಬ ಚಿತ್ರಣ ನೀಡಿದ್ದರೆಂದೂ ಇದರಿಂದ ವ್ಯಕ್ತವಾಗುತ್ತದೆ.

ನಮ್ಮ ಮೇಲೆ ಆಕಾಶದಿಂದ ಊಟದ ಹರಿವಾಣವನ್ನು ಇಳಿಸ ಬಲ್ಲನೇ?" ಎಂದು ಕೇಳಿದಾಗ ಈಸಾರವರು ನೀವು ಸತ್ಯವಾದಿಗಳಾಗಿದ್ದರೆ ಅಲ್ಲಾಹನನ್ನು ಭಯಪಡಿಸಿರಿಂದರು.

مَا يَدَّ مِنْ السَّمَاءِ قَالُوا لَوْ كُنَّا مُؤْمِنِينَ ﴿١٧﴾

113. ಆಗ ಅವರು, "ನಾವು ಆ ಹರಿವಾಣದಿಂದ ಉಣ್ಣುವಂತಾಗಲಿಕ್ಕೂ ಅದರಿಂದ ನಮ್ಮ ಮನಸ್ಸಿಗೆ ಶಾಂತಿಯುಂಟಾಗಲಿಕ್ಕೂ ತಾವು ನಮ್ಮೊಡನೆ ಹೇಳಿದುದೆಲ್ಲ ಸತ್ಯವೆಂದು ನಮಗೆ ತಿಳಿದುಬರಲಿಕ್ಕೂ ನಾವು ಅದರ ಬಗ್ಗೆ ಸಾಕ್ಷಿಗಳಾಗಿರಲಿಕ್ಕೂ ಬಯಸುತ್ತೇವೆ" ಎಂದರು.

قَالُوا لَوْ كُنَّا مُؤْمِنِينَ قَالُوا لَوْ كُنَّا مُؤْمِنِينَ قَالُوا لَوْ كُنَّا مُؤْمِنِينَ ﴿١٧﴾

114. ಆಗ ಮರ್ಯಮರ ಪುತ್ರ ಈಸಾರವರು ಹೀಗೆ ಪ್ರಾರ್ಥಿಸಿದರು: "ಓ ಅಲ್ಲಾಹ್, ನಮ್ಮ ಪ್ರಭೂ, ಆಕಾಶದಿಂದ ನಮಗೊಂದು ಊಟದ ಹರಿವಾಣವನ್ನು ಇಳಿಸು. ಅದು ನಮಗೂ ನಮ್ಮ ಹಿಂಗಾಮಿಗಳಿಗೂ ಮುಂಗಾಮಿಗಳಿಗೂ ಸಂತಸದ ಸಂದರ್ಭವಾಗಿಯೂ ನಿನ್ನ ಕಡೆಯಿಂದ ಒಂದು ದೃಷ್ಟಾಂತವಾಗಿಯೂ ಪರಿಣಮಿಸಲಿ. ನಮಗೆ ಆಹಾರ ಪ್ರದಾನ ಮಾಡು. ನೀನು ಅತ್ಯುತ್ತಮ ಅನ್ನದಾತನು."

قَالَ عِيسَى ابْنُ مَرْيَمَ اللَّهُمَّ رَبَّنَا أَنْزِلْ عَلَيْنَا مَائِدَةً مِنَ السَّمَاءِ تَكُونُ لَنَا عَيْدًا إِلاَّ وَكُنَّا وَآخِرَتَنَا وَإِيَّاهُ مِمَّا كَفَرْنَا وَارزُقْنَا وَأَنْتَ خَيْرُ الرَّازِقِينَ ﴿١٨﴾

115. ಅಲ್ಲಾಹ್ ಉತ್ತರವಿತ್ತನು: "ನಾನು ಅದನ್ನು ನಿಮ್ಮ ಮೇಲೆ ಇಳಿಸುವವನಿದ್ದೇನೆ. ಆದರೆ ಅನಂತರ ನಿಮ್ಮ ಪೈಕಿ ಸತ್ಯನಿಷೇಧ ಕೈಗೊಂಡವನಿಗೆ ಜಗತ್ತಿನಲ್ಲಿ ಬೇರಾರಿಗೂ ಕೊಡದಂತಹ ಶಿಕ್ಷೆ ಕೊಡುವೆನು."

قَالَ اللَّهُ إِنِّي مُنَزِّلُهَا عَلَيْكُمْ فَمَنْ يَكْفُرْ بَعْدُ مِنْكُمْ فَإِنِّي أُعَذِّبُهُ عَذَابًا لَأُعَذِّبُ بِهِ أَحَدًا مِنَ الْعَالَمِينَ ﴿١٩﴾

116. (ಈ ಉಪಕಾರಗಳನ್ನೆಲ್ಲ ನೆನಪಿಸಿ) ಅಲ್ಲಾಹನು, "ಓ ಮರ್ಯಮರ ಪುತ್ರ ಈಸಾ, ಅಲ್ಲಾಹನ ಹೊರತು ನನ್ನನ್ನೂ ನನ್ನ ಮಾತೆಯನ್ನೂ ದೇವರನ್ನಾಗಿ ಮಾಡಿಕೊಳ್ಳಿರೆಂದು ನೀವು ಜನರೊಡನೆ ಹೇಳಿದ್ದೀರಾ?"⁵⁷ ಎಂದು ಕೇಳುವಾಗ ಅವರು ಉತ್ತರಿಸುವರು: ನೀನು ಪರಮ ಪಾವನನು. ನನಗೆ ಹೇಳಲು ಹಕ್ಕಿಲ್ಲದಂತಹ ಮಾತನ್ನು ಹೇಳುವ ಕಾರ್ಯ ನನ್ನದಾಗಿರಲಿಲ್ಲ. ನಾನು ಹಾಗೆ ಹೇಳಿರುತ್ತಿದ್ದರೆ ಅದು ನಿಶ್ಚಯವಾಗಿಯೂ ನಿನಗೆ ತಿಳಿದಿರುತ್ತಿತ್ತು.

وَإِذْ قَالَ اللَّهُ لِعِيسَى ابْنِ مَرْيَمَ آتِنَا قُلْتَ لِلنَّاسِ اتَّخِذُونِي وَأُمَّيَّ إِلَهَيْنِ مِنْ دُونِ اللَّهِ قَالُوا سُبْحَانَكَ مَا يَكُونُ لِي أَنْ أَقُولَ مَا لَيْسَ لِي بِحَقِّ إِنْ كُنْتُ قُلْتُهُ فَقَدْ عَلِمْتَهُ تَعْلَمُ مَا فِي

57. ಕ್ರೈಸ್ತರು ಅಲ್ಲಾಹನ ಜತೆಗೆ ಮಸೀಹರನ್ನು(ಅ) ಮತ್ತು ಪವಿತ್ರಾತ್ಮನನ್ನು ಮಾತ್ರವಲ್ಲದೆ ಅವರ ತಾಯಿಯಾದ ಮರ್ಯಮ್‌ರನ್ನೂ(ಆ) ಶಾಶ್ವತವಾಗಿ ದೇವರನ್ನಾಗಿ ಮಾಡಿದರು. ಮಸೀಹರ(ಅ) ನಂತರ ಮೊದಲ ಮುನ್ನೂರು ವರ್ಷಗಳ ತನಕ ಇಂತಹ ಕಲ್ಪನೆಗಳಿಂದ ಕ್ರೈಸ್ತ ಜಗತ್ತು ಮುಕ್ತವಾಗಿತ್ತು. ಕ್ರಿ.ಶ. ಮೂರನೆಯ ಶತಮಾನದ ಕೊನೆಯ ಕಾಲದಲ್ಲಿ ಅಲೆಕ್ಸಾಂಡ್ರಿಯಾದ ಕೆಲವು ಧಾರ್ಮಿಕ ವಿದ್ವಾಂಸರು ಮೊಟ್ಟ ಮೊದಲ ಬಾರಿ ಮರ್ಯಮ್‌ರಿಗೆ 'ದೇವನ ತಾಯಿ', 'ದೇವತಾ ಮಾತೆ' ಮುಂತಾದ ಪದಗಳನ್ನು ಉಪಯೋಗಿಸಿದರು. ಅನಂತರ ಹಂತಹಂತವಾಗಿ ಮರ್ಯಮರ ಆರಾಧನೆಯೂ ಕ್ರೈಸ್ತರಲ್ಲಿ ರೂಢಿಯಾಯಿತು.

ನನ್ನ ಮನಸ್ಸಿನಲ್ಲಿರುವುದು ನಿನಗೆ ಗೊತ್ತಿದೆ. ನಿನ್ನ ಮನಸ್ಸಿನಲ್ಲಿರುವುದು ನನಗೆ ಗೊತ್ತಿಲ್ಲ. ನೀನು ಸಕಲ ರಹಸ್ಯ ಪರಮಾರ್ಥಗಳ ಜ್ಞಾನಿಯಾಗಿರುತ್ತಿ.

117. ನೀನು ನನಗೆ ನೀಡಿದ ಆಜ್ಞೆಯ ವಿನಾ ಇನ್ನೇನನ್ನೂ ನಾನು ಅವರಲ್ಲಿ ಹೇಳಿಲ್ಲ- ಅದು, "ನನ್ನ ಪ್ರಭುವೂ ನಿಮ್ಮ ಪ್ರಭುವೂ ಆಗಿರುವ ಅಲ್ಲಾಹನ ದಾಸ್ಯ-ಆರಾಧನೆ ಮಾಡಿರಿ" ಎಂದಾಗಿತ್ತು. "ನಾನು ಅವರ ನಡುವೆ ವಾಸಿಸಿದ್ದ ಕಾಲದ ವರೆಗೆ ಮಾತ್ರ ನಾನು ಅವರ ಮೇಲ್ವಿಚಾರಕನಾಗಿದ್ದೆ. ನೀನು ನನ್ನನ್ನು ಹಿಂದಕ್ಕೆ ಕರೆಸಿಕೊಂಡ ಮೇಲೆ ನೀನೇ ಅವರ ಮೇಲ್ವಿಚಾರಕನಾಗಿರುತ್ತಿ ಮತ್ತು ನೀನಂತು ಸಕಲ ವಸ್ತುಗಳ ಮೇಲ್ವಿಚಾರಕನಾಗಿರುತ್ತಿ.

118. ನೀನು ಅವರಿಗೆ ಶಿಕ್ಷೆ ಕೊಟ್ಟರೆ ಖಂಡಿತವಾಗಿಯೂ ಅವರು ನಿನ್ನ ದಾಸರೇ ಮತ್ತು ಅವರನ್ನು ಕ್ಷಮಿಸಿ ಬಿಟ್ಟರೆ ನಿಶ್ಚಯವಾಗಿಯೂ ನೀನು ಅಜೇಯನೂ ಯುಕ್ತಿಪೂರ್ಣನೂ ಆಗಿರುತ್ತಿ."

119. ಆಗ ಅಲ್ಲಾಹ್ ಹೇಳುವನು- "ಸತ್ಯಸಂಧರಿಗೆ ಅವರ ಸತ್ಯ ಸಂಧತೆಯು ಫಲ ನೀಡುವ ದಿನವಿದು. ಅವರಿಗಾಗಿ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿವೆ. ಇಲ್ಲಿ ಅವರು ಸದಾ ಕಾಲವೂ ವಾಸಿಸುತ್ತಿರುವರು. ಅಲ್ಲಾಹ್ ಅವರಿಂದ ಸಂತುಷ್ಟನಾದನು ಮತ್ತು ಅವರು ಅವರಿಂದ ಸಂತುಷ್ಟರಾದರು. ಇದೇ ಅತ್ಯುತ್ತಮ ಯಶಸ್ಸು.

120. ಭೂಮಿ-ಆಕಾಶಗಳ ಮತ್ತು ಅವುಗಳೊಳಗಿರುವ ಸರ್ವಸ್ವದ ಸಾರ್ವಭೌಮತೆ ಅವನಿಗೇ ಇದೆ. ಮತ್ತು ಅವನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನು.

نَفْسِي وَلَا أَعْلَمُ مَا فِي نَفْسِكَ إِلَّا كَمَا
أَنْتَ عَلَّامُ الْغُيُوبِ ﴿١١٧﴾

مَا قُلْتُ لَهُمْ إِلَّا مَا أَمَرْتَنِي بِهِ أَنْ أَعْبُدُوا
اللَّهَ رَبِّي وَرَبَّكُمْ وَكُنْتُ عَلَيْهِمْ شَهِيدًا
مَا دُمْتُ فِيهِمْ فَلَمَّا تَوَفَّيْتَنِي كُنْتُ أَنْتَ
الرَّقِيبَ عَلَيْهِمْ وَأَنْتَ عَلَى كُلِّ شَيْءٍ شَهِيدٌ ﴿١١٨﴾

إِنْ تُعَذِّبْهُمْ فَإِنَّهُمْ عِبَادُكَ وَإِنْ تَغْفِرْ
لَهُمْ فَإِنَّكَ أَنْتَ الْعَزِيزُ الْحَكِيمُ ﴿١١٩﴾

قَالَ اللَّهُ هَذَا يَوْمُ يَنْفَعُ الصَّادِقِينَ
صِدْقُهُمْ لَهُمْ جَنَّاتٌ تَجْرِي مِنْ تَحْتِهَا
الْأَنْهَارُ خَالِدِينَ فِيهَا أَبَدًا رَضِيَ اللَّهُ
عَنْهُمْ وَرَأَوْا عَنْهُ ذَلِكَ الْغُورَ الْعَظِيمَ ﴿١٢٠﴾

لِلَّهِ مُلْكُ السَّمَاوَاتِ وَالْأَرْضِ وَمَا
فِيهِنَّ وَهُوَ عَلَى كُلِّ شَيْءٍ قَدِيرٌ ﴿١٢١﴾

(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಆಕಾಶಗಳನ್ನೂ ಭೂಮಿಯನ್ನೂ ಸೃಷ್ಟಿಸಿದ, ಪ್ರಕಾಶವನ್ನೂ ಅಂಧ ಕಾರವನ್ನೂ ಉಂಟುಮಾಡಿದ ಅಲ್ಲಾಹನಿಗೇ ಸರ್ವಸ್ತೋತ್ರಗಳು. ಆದರೂ ಸತ್ಯಾಹ್ವಾನ ಸ್ವೀಕರಿಸಲು ನಿರಾಕರಿಸುವವರು ಇತರರನ್ನು ತಮ್ಮ ಪಾಲಕ ಪ್ರಭುವಿಗೆ ಸರಿಸಮಾನರೆಂದು ನಿಷ್ಕರ್ಷಿಸಿ ಕೊಂಡಿದ್ದಾರೆ.
2. ಅವನೇ ನಿಮ್ಮನ್ನು ಮಣ್ಣಿನಿಂದ ಸೃಷ್ಟಿಸಿದವನು ಮತ್ತು ನಿಮಗಾಗಿ ಜೀವನದ ಒಂದು ಕಾಲಾವಧಿಯನ್ನು ನಿರ್ಣಯಿಸಿದವನು. ನಿರ್ಣಯಿಸಲ್ಪಟ್ಟ ಇನ್ನೊಂದು ಕಾಲಾವಧಿಯೂ ಅವನಲ್ಲಿದೆ.¹ ಆದರೆ ನೀವು ಸಂಶಯಗ್ರಸ್ತರಾಗಿದ್ದೀರಿ.
3. ಆಕಾಶಗಳಲ್ಲೂ ಭೂಮಿಯಲ್ಲೂ ಅವನೇ ಏಕದೇವನು. ನಿಮ್ಮ ಅಂತರಂಗ ಬಹಿರಂಗಗಳೆಲ್ಲವನ್ನೂ ಅವನು ಅರಿಯುತ್ತಾನೆ. ನೀವು ಸಂಪಾದಿಸುವ ಒಳಿತು ಅಥವಾ ಕೆಡುಕುಗಳನ್ನೂ ಚೆನ್ನಾಗಿ ಅರಿತಿದ್ದಾನೆ.
4. ಅವರ ಮುಂದೆ ಬಂದ ಅವರ ಪ್ರಭುವಿನ ನಿದರ್ಶನಗಳ ವೈಕಿ ಅವರು ನಿರಾಕರಿಸದ ಯಾವ ನಿದರ್ಶನವೂ ಇಲ್ಲ.
5. ಅದೇ ಪ್ರಕಾರ ಈಗ ಅವರ ಬಳಿಗೆ ಬಂದಿರುವ ಸತ್ಯವನ್ನೂ ಅವರು ತಿರಸ್ಕರಿಸಿಬಿಟ್ಟರು. ಅವರು ಇಷ್ಟರ ತನಕ ಅಪಹಾಸ್ಯ ಮಾಡಿಕೊಂಡಿದ್ದ ವಿಷಯದ ಬಗ್ಗೆ ಕೆಲವು ಸುದ್ದಿಗಳು ಸದ್ಯದಲ್ಲೇ ಅವರಿಗೆ ಸಿಗಲಿವೆ.²

بِسْمِ اللَّهِ الرَّحْمَنِ الرَّحِيمِ

الْحَمْدُ لِلَّهِ الَّذِي خَلَقَ السَّمَوَاتِ
وَ الْأَرْضَ وَ جَعَلَ الظُّلُمَاتِ وَ النُّورَ
ثُمَّ الَّذِينَ كَفَرُوا بِرَبِّهِمْ يَعْدِلُونَ ①

هُوَ الَّذِي خَلَقَكُمْ مِنْ طِينٍ ثُمَّ قَضَى
أَجَلًا وَ أَجَلَ مُسَمًّى عِنْدَكَ ثُمَّ أَنْتُمْ
كُمُتْرُونَ ②

وَ هُوَ اللَّهُ فِي السَّمَوَاتِ وَ فِي الْأَرْضِ يَعْلَمُ
سِرَّكُمْ وَ جَهْرَكُمْ وَ يَعْلَمُ مَا تَكْسِبُونَ ③

وَ مَا تَأْتِيهِمْ مِنْ آيَةٍ مِنْ آيَاتِ رَبِّهِمْ
إِلَّا كَانُوا عَنْهَا مُعْرِضِينَ ④

فَقَدْ كَذَّبُوا بِالْحَقِّ لَمَّا جَاءَهُمْ فَسَوْفَ
يَأْتِيهِمْ أَنْبَأُ مَا كَانُوا بِهِ يَسْتَهْزِئُونَ ⑤

1. ಅರ್ಥಾತ್- ಹಿಂದೆ ಗತಿಸಿದ ಮತ್ತು ಮುಂದೆ ಬರಲಿರುವ ಮಾನವರೆಲ್ಲರೂ ಜೀವಂತಗೊಳಿಸಲ್ಪಟ್ಟು ಲೆಕ್ಕ ಸಮರ್ಪಣೆಗಾಗಿ ತಮ್ಮ ಪ್ರಭುವಿನ ಮುಂದೆ ಹಾಜರಾಗುವ ನಿರ್ಣಾಯಕ ದಿನದ ಆ ಘಳಿಗೆ.

6. ಇವರಿಗಿಂತ ಮುಂಚೆ ತಮ್ಮ ಕಾಲದಲ್ಲಿ ಪ್ರಬಲವಾಗಿ ಮೆರೆಯುತ್ತಿದ್ದ ಎಷ್ಟೋ ಜನಾಂಗಗಳನ್ನು ನಾವು ನಾಶಗೊಳಿಸಿದ್ದೇವೆಂಬುದನ್ನು ಇವರು ಕಂಡಿಲ್ಲವೇ? ನಾವು ನಿಮಗೆ ನೀಡಿಲ್ಲದ ಅಧಿಕಾರಗಳನ್ನು ಅವರಿಗೆ ದಯಪಾಲಿಸಿದ್ದೆವು. ಅವರ ಮೇಲೆ ಆಕಾಶದಿಂದ ಧಾರಾಳವಾಗಿ ಮಳೆ ಸುರಿಸಿದೆವು ಮತ್ತು ಅವರ ಕೆಳಗೆ ನದಿಗಳನ್ನು ಹರಿಸಿದೆವು. (ಆದರೆ ಅವರು ಕೃತಘ್ನರಾದಾಗ) ಕೊನೆಗೆ ನಾವು ಅವರ ಪಾಪಗಳ ಫಲವಾಗಿ ಅವರನ್ನು ನಾಶಪಡಿಸಿ ಅವರ ಸ್ಥಾನದಲ್ಲಿ ಬೇರೆ ಯುಗದ ಜನಾಂಗಗಳನ್ನು ಎಬ್ಬಿಸಿದೆವು.

أَلَمْ يَرَوْا كَمْ أَهْلَكْنَا مِنْ قَبْلِهِمْ مِمَّنْ
قَرْنٍ مَّكَّهُمْ فِي الْأَرْضِ مَا لَمْ نَكُنْ
لَهُمْ وَآمُرْنَا السَّمَاءَ عَلَيْهِمْ مِدْرَارًا
وَجَعَلْنَا الْأَنْهَارَ تَجْرِي مِنْ تَحْتِهِمْ
فَآهَلِكُوا لِمَ يَدُّ نُورِهِمْ وَأَنْشَأْنَا مِنْ
بَعْدِهِمْ قَرْنًا آخَرِينَ ①

7. ಓ ಪೈಗಂಬರರೇ, ನಾವು ನಿಮ್ಮ ಮೇಲೆ ಕಾಗದದಲ್ಲಿ ಬರೆದ ಒಂದು ಗ್ರಂಥವನ್ನು ಅವತೀರ್ಣಗೊಳಿಸುತ್ತಿದ್ದರೆ ಮತ್ತು ಜನರು ಅದನ್ನು ಕೈಗಳಿಂದ ಮುಟ್ಟಿಯೂ ನೋಡಿ ಕೊಳ್ಳುತ್ತಿದ್ದರೆ ಆಗಲೂ ಸತ್ಯನಿಷೇಧಿಗಳು, ಇದು ವ್ಯಕ್ತವಾದ ಮಾಟವಲ್ಲದೆ ಇನ್ನೇನೂ ಅಲ್ಲವೆಂದೇ ಹೇಳುತ್ತಿದ್ದರು.

وَلَوْ نَزَّلْنَا عَلَيْكَ كِتَابًا فِي قُرْطَابٍ
فَلَمَسُوهُ بَأْيَدِهِمْ لَقَالِ الَّذِينَ كَفَرُوا
إِنْ هَذَا إِلَّا سِحْرٌ مُّبِينٌ ①

8. ಈ ಪ್ರವಾದಿಯ ಮೇಲೆ ಒಬ್ಬ 'ದೇವಚರ' ಏಕೆ ಇಳಿಸಲ್ಪಡಲಿಲ್ಲವೆಂದು ಇವರು ಕೇಳುತ್ತಾರೆ.³ ನಾವು ದೇವಚರನನ್ನು ಇಳಿಸುತ್ತಿದ್ದರೆ, ಇಷ್ಟರೊಳಗೆ ಎಂದೋ ತೀರ್ಮಾನವೇ ಆಗಿಬಿಡುತ್ತಿತ್ತು. ಅನಂತರ ಇವರಿಗೆ ಅವಧಿ ಕೊಡಲಾಗುತ್ತಿರಲಿಲ್ಲ.

وَقَالُوا لَوْلَا أُنزِلَ عَلَيْهِ مَلَكٌ
وَلَوْ نَزَّلْنَا مَلَكًا لَفُضِيَ الْأَمْرُ شَرًّا
لَا يُنظَرُونَ ④

9. ಒಂದು ವೇಳೆ ನಾವು ದೇವಚರನನ್ನು ಇಳಿಸುತ್ತಿದ್ದರೂ ಅವನನ್ನು ಮಾನವರೂಪದಲ್ಲೇ ಇಳಿಸುತ್ತಿದ್ದೆವು. ಹೀಗೆ ಇವರನ್ನು ಈಗ ಇವರು ಸಿಲುಕಿಬಿದ್ದಿರುವ ಸಂಶಯದಲ್ಲೇ ಸಿಲುಕಿಸಿಬಿಡುತ್ತಿದ್ದೆವು.

وَلَوْ جَعَلْنَاهُ مَلَكًا لَجَعَلْنَاهُ رَجُلًا
وَلَلْبَسْنَا عَلَيْهِمْ مِمَّا يَلْبَسُونَ ①

10. (ಓ ಪೈಗಂಬರರೇ,) ನಿಮಗಿಂತ ಮುಂಚೆಯೂ ಅನೇಕ ಮಂದಿ ಸಂದೇಶವಾಹಕರು ಅಪಹಾಸ್ಯಗೊಳಿಸಲ್ಪಟ್ಟಿದ್ದಾರೆ. ಆದರೆ, ಕೊನೆಗೆ ಅವರು ಅಪಹಾಸ್ಯ ಮಾಡುತ್ತಿದ್ದ ವಾಸ್ತವಿಕತೆಯೇ ಅವರ ಮೇಲೆ ಬಂದೆರಗಿತು.

وَلَقَدْ أَرْسَلْنَا مِنْ قَبْلِكَ فَأَقْنَ
بِالَّذِينَ سَخِرُوا مِنْهُمْ مَا كَانُوا بِهِ يَسْتَهْزِئُونَ ①

2. ಇದು ಮದೀನಾ ವಲಸೆ ಮತ್ತು ಅದರ ನಂತರ ಇಸ್ಲಾಮಿಗೆ ಹಂತಹಂತವಾಗಿ ದೊರೆಯಲಿದ್ದ ವಿಜಯಗಳ ಕಡೆಗಿರುವ ಸೂಚನೆ. ಈ ಸೂಚನೆಯನ್ನು ನೀಡಲಾದಾಗ ಯಾವ ರೀತಿಯ ಸುದ್ದಿಗಳು ತಮಗೆ ತಲಪಲಿವೆ ಎಂದು ಸತ್ಯನಿಷೇಧಿಗಳು ಊಹಿಸುವಂತಿರಲಿಲ್ಲ. ಅಂತೆಯೇ ಮುಸ್ಲಿಮರ ಮನಸ್ಸಿನಲ್ಲೂ ಅದರ ಬಗ್ಗೆ ಯಾವುದೇ ಕಲ್ಪನೆಯಿರಲಿಲ್ಲ.

3. ಅರ್ಥಾತ್- ಇವರನ್ನು ಪ್ರವಾದಿಯನ್ನಾಗಿ ಮಾಡಿ ಅಲ್ಲಾಹನ ವತಿಯಿಂದ ಕಳುಹಿಸಲಾಗಿರುವಾಗ ಆಕಾಶದಿಂದ ಒಂದು ದೇವಚರನೂ ಇಳಿಯಬೇಕಾಗಿತ್ತು. ಅದು ಜನರೊಡನೆ "ನೋಡಿ! ಇವರು ದೇವನ ಪ್ರವಾದಿ ಇವರ ಮಾತು ಕೇಳದಿದ್ದರೆ ನಿಮ್ಮನ್ನು ಶಿಕ್ಷಿಸಲಾಗುವುದು" ಎಂದು ಹೇಳಬೇಕಾಗಿತ್ತು.

11. ನೀವು ಭೂಮಿಯ ಮೇಲೆ ಸಂಚರಿಸಿ ಸುಳ್ಳಾಗಿಸುವವರ ಪರಿಣಾಮವೇನಾಯಿತೆಂಬುದನ್ನು ಕಣ್ಣಾರೆ ನೋಡಿಕೊಳ್ಳಿರೆಂದು ಇವರೊಡನೆ ಹೇಳಿರಿ.

قُلْ سِيرُوا فِي الْأَرْضِ ثُمَّ انظروا كيف كان عاقبة المكدبين ⑩

12. ಭೂಮಿ-ಆಕಾಶಗಳಲ್ಲಿರುವುದೆಲ್ಲ ಯಾರದೆಂದು ಇವರೊಡನೆ ಕೇಳಿರಿ. ಎಲ್ಲವೂ ಅಲ್ಲಾಹನದೇ ಎಂದು ಹೇಳಿರಿ. ಅವನು ತನ್ನನ್ನು ಕೃಪಾಕಾರುಣ್ಯಗಳಿಗೆ ಬದ್ಧನಾಗಿ ಮಾಡಿಕೊಂಡಿದ್ದಾನೆ. (ಆದುದರಿಂದಲೇ ಅವನು ನಿಮ್ಮ ಆಜ್ಞೋಲ್ಲಂಘನೆ ಮತ್ತು ಉದ್ಧಟತನಗಳಿಗಾಗಿ ನಿಮ್ಮನ್ನು ಬೇಗನೆ ಹಿಡಿಯುವುದಿಲ್ಲ.) ಅವನು ಪುನರುತ್ಥಾನ ದಿನದಂದು ನಿಮ್ಮೆಲ್ಲರನ್ನೂ ಖಂಡಿತವಾಗಿಯೂ ಒಟ್ಟುಗೂಡಿಸುವನು. ಇದು ನಿಸ್ಸಂದೇಹವಾದ ವಾಸ್ತವಿಕತೆ. ಆದರೆ, ತಮ್ಮನ್ನು ತಾವೇ ವಿನಾಶದ ಅಪಾಯಕ್ಕೆ ಸಿಲುಕಿಸಿ ಕೊಂಡವರು ಇದನ್ನು ಒಪ್ಪುವುದಿಲ್ಲ.

قُلْ لئن ما في السموات والأرض قل لله كتب على نفسه الرحمة ليجمعكم إلى يوم القيمة لا ريب في ذلك الذين خسروا أنفسهم فهم لا يؤمنون ⑪

13. ಇರುಳಿನ ಅಂಧಕಾರದಲ್ಲಿಯೂ ಹಗಲಿನ ಪ್ರಕಾಶದಲ್ಲಿಯೂ ಇರುವುದೆಲ್ಲವೂ ಅಲ್ಲಾಹನದೇ. ಅವನು ಸರ್ವಶ್ರುತನೂ ಸರ್ವಜ್ಞನೂ ಆಗಿರುತ್ತಾನೆ.

وَلَهُ مَا سَكَنَ فِي اللَّيْلِ وَالنَّهَارِ وَهُوَ السَّمِيعُ الْعَلِيمُ ⑫

14. ನಾನು ಅಲ್ಲಾಹನನ್ನು ಬಿಟ್ಟು ಇನ್ನಾರನ್ನಾದರೂ ನನ್ನ ಸಂರಕ್ಷಕನಾಗಿ ಮಾಡಿಕೊಳ್ಳಬೇಕೇ? ಅವನಾದರೂ ಭೂಮಿ-ಆಕಾಶಗಳ ಕರ್ತೃ. ಅವನು ಉಣಿಸುವವನು, ಉಣ್ಣುವವನಲ್ಲ. ಹೇಳಿರಿ- ನನಗಂತು ಮೊತ್ತ ಮೊದಲು ಅವನ ಮುಂದೆ ಶರಣಾಗತನಾಗುವ ಆಜ್ಞೆಯನ್ನೇ ನೀಡಲಾಗಿದೆ. (ಮತ್ತು ಇನ್ನಾರಾದರೂ 'ದೇವಸಹಬಾಗಿತ್ವ' ಮಾಡಿದರೆ ಮಾಡಲಿ) ನೀನು ಎಷ್ಟು ಮಾತ್ರಕ್ಕೂ 'ಅಲ್ಲಾಹನೊಂದಿಗೆ ಸಹಭಾಗಿ'ಯನ್ನಾಗಿ ಮಾಡುವವರಲ್ಲಾಗಬಾರದು (ಎಂದು ನನಗೆ ತಾಕೀತು ಮಾಡಲಾಗಿದೆ.)

قُلْ اغيبر الله اتخذ وليا فاطر السموات والأرض وهو يطمع ولا يطمع قل إني أمرت أن أكون أول من أسلم ولا تكفركن من المشركين ⑬

15. ಹೇಳಿರಿ- ನಾನು ನನ್ನ ಪ್ರಭುವಿನ ಆಜ್ಞೋಲ್ಲಂಘನೆ ಮಾಡಿದರೆ ಒಂದು ಮಹಾ (ಭಯಾನಕ) ದಿನ ನಾನು ಶಿಕ್ಷೆ ಅನುಭವಿಸಬೇಕಾದೀತೆಂದು ಭಯಪಡುತ್ತೇನೆ.

قُلْ إِنِّي أَخَافُ إِنْ عَصَيْتُ رَبِّي عَذَابَ يَوْمٍ عَظِيمٍ ⑭

16. ಅಂದು ಶಿಕ್ಷೆಯಿಂದ ಪಾರಾದವನ ಮೇಲೆ ಅಲ್ಲಾಹನು ಮಹಾಕೃಪೆಗೈದನು. ಇದುವೇ ಸುಸ್ಪಷ್ಟ ವಿಜಯವಾಗಿರುತ್ತದೆ.

مَنْ يُضْرَبْ عَنْهُ يَوْمَئِذٍ فَقَدْ رَحِمَهُ وَذَلِكَ الْقَوْمُ الْمُبِينُ ⑮

17. ಅಲ್ಲಾಹನು ನಿಮಗೆ ಯಾವುದೇ ರೀತಿಯ ಕೇಡನ್ನುಂಟು

وَإِنْ يَسْسَسْكَ اللَّهُ يَضْرِبْ فَلَا كَاشِفَ

<p>ಮಾಡಿದರೆ, ಅವನ ಹೊರತು ನಿಮ್ಮನ್ನು ಆ ಕೇಡಿನಿಂದ ರಕ್ಷಿಸುವವರು ಯಾರೂ ಇಲ್ಲ. ಅವನು ನಿಮಗೆ ಒಳಿತನ್ನುಂಟು ಮಾಡಿದರೆ, ಅವನು ಸಕಲ ಕಾರ್ಯಗಳಿಗೆ ಸಮರ್ಥನು.</p>	<p>لَا إِلَهَ إِلَّا هُوَ ۚ وَإِنْ يَمْسَسْكَ بَخِيرٌ فَهُوَ عَلَىٰ كُلِّ شَيْءٍ قَدِيرٌ ﴿١٠﴾</p>
<p>18. ಅವನು ತನ್ನ ದಾಸರ ಮೇಲೆ ಸಂಪೂರ್ಣ ಅಧಿಕಾರವುಳ್ಳವನು ಮತ್ತು ಧೀಮಂತನೂ ಸೂಕ್ಷ್ಮಜ್ಞನೂ ಆಗಿರುತ್ತಾನೆ.</p>	<p>وَهُوَ الْقَاهِرُ فَوْقَ عِبَادِهِ ۖ وَهُوَ الْغَلِيظُ الْخَبِيرُ ﴿١١﴾</p>
<p>19. ಯಾರ ಸಾಕ್ಷ್ಯವು ಎಲ್ಲಕ್ಕಿಂತಲೂ ಶ್ರೇಷ್ಠವಾಗಿದೆ ಎಂದು ಇವರೊಡನೆ ಕೇಳಿರಿ- ನನ್ನ ಮತ್ತು ನಿಮ್ಮ ನಡುವೆ ಅಲ್ಲಾಹನು ಸಾಕ್ಷಿಯಾಗಿದ್ದಾನೆ ಮತ್ತು ಈ ಕುರ್ಆನ್ ನಿಮಗೂ ಇನ್ನು ಇದು ಯಾರಿಗೆಲ್ಲ ತಲುಪುವುದೋ ಅವರೆಲ್ಲರಿಗೂ ಎಚ್ಚರಿಕೆ ನೀಡಲಿಕ್ಕಾಗಿ ನನ್ನ ಕಡೆಗೆ 'ದಿವ್ಯವಾಣಿ' ಮೂಲಕ ಕಳುಹಿಸಲ್ಪಟ್ಟಿದೆ- ಎಂದು ಹೇಳಿರಿ. ಅಲ್ಲಾಹನೊಂದಿಗೆ ಇತರ ಆರಾಧ್ಯರೂ ಇರುವರೆಂದು ನಿಜಕ್ಕೂ ನೀವು ಸಾಕ್ಷ್ಯ ನೀಡಬಲ್ಲೀರಾ? ನಾನಂತು ಎಷ್ಟು ಮಾತ್ರಕ್ಕೂ ಹಾಗೆ ಸಾಕ್ಷ್ಯ ನೀಡಲಾರೆನೆಂದು ಹೇಳಿರಿ. ನಿಶ್ಚಯವಾಗಿಯೂ ಅವನು ಏಕಮಾತ್ರ ಆರಾಧ್ಯನು ಮತ್ತು ನೀವು ಸಿಕ್ಕಿಬಿದ್ದಿರುವ 'ದೇವಸಹಭಾಗಿತ್ವ'ದಿಂದ ನಾನು ತೀರಾ ಮುಕ್ತನಾಗಿದ್ದೇನೆಂದು ಹೇಳಿರಿ.</p>	<p>قُلْ أَمَىٰ شَيْءٍ آكِبْرُ شَهَادَةٍ قُلِ اللَّهُ شَهِيدٌ بَيْنِي وَبَيْنَكُمْ ۖ وَأُوحِيَ إِلَيَّ هَذَا الْقُرْآنُ لِأُنذِرَكُمْ بِهِ وَمَنْ بَلَغَ أَتَيْنَاهُ لَتَسْهَدُنَّ أَنَّ مَعَ اللَّهِ إِلَهَةً أُخْرَىٰ قُلْ لَا إِلَهَ إِلَّا اللَّهُ ۚ قُلْ إِنَّمَا هُوَ إِلَهُ وَاحِدٌ وَإِنِّي بَرِحْتُ ۖ فِيمَا تَشْرِكُونَ ﴿١٢﴾</p>
<p>20. ನಾವು ಯಾರಿಗೆ ಗ್ರಂಥ ದಯಪಾಲಿಸಿರುವೆವೋ ಅವರು ತಮ್ಮ ಪುತ್ರರನ್ನು ಗುರುತಿಸುವಂತೆಯೇ ಇದನ್ನು ಸೃಷ್ಟಿವಾಗಿ ಗುರುತಿಸುತ್ತಾರೆ. ಆದರೆ ತಮ್ಮನ್ನು ತಾವೇ ನಷ್ಟಕ್ಕೊಳಪಡಿಸಿಕೊಂಡವರು ಇದನ್ನು ಒಪ್ಪುವುದಿಲ್ಲ.</p>	<p>الَّذِينَ آتَيْنَاهُمُ الْكِتَابَ يَعْرِفُونَهُ كَمَا يَعْرِفُونَ آبَاءَهُمْ ۗ وَالَّذِينَ خَسِرُوا أَنفُسَهُمْ فَهُمْ لَا يُؤْمِنُونَ ﴿١٣﴾</p>
<p>21. ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸುವವನಿಗಿಂತ ಅಥವಾ ಅಲ್ಲಾಹನ ನಿದರ್ಶನಗಳನ್ನು ಸುಳ್ಳಾಗಿಸುವವನಿಗಿಂತ ಹಿರಿಯ ಅಕ್ರಮಿ ಇನ್ನಾರಿರಬಹುದು? ನಿಶ್ಚಯವಾಗಿಯೂ ಇಂತಹ ಅಕ್ರಮಿಗಳು ಎಂದೆಂದಿಗೂ ಯಶಸ್ಸು ಹೊಂದಲಾರರು.</p>	<p>وَمَنْ أَظْلَمُ مِمَّنِ افْتَرَىٰ عَلَى اللَّهِ كَذِبًا أَوْ كَذَّبَ بِآيَاتِهِ ۚ إِنَّهُ لَا يُفْلِحُ الظَّالِمُونَ ﴿١٤﴾</p>
<p>22. ನಾವು ಇವರನ್ನೆಲ್ಲ ಒಟ್ಟುಗೂಡಿಸುವೆಂದು 'ಬಹುದೇವವಿಶ್ವಾಸಿ' ಗಳೊಡನೆ, "ನೀವು ನಿಮ್ಮ ದೇವರೆಂದು ತಿಳಿದು ವೃಥಾ</p>	<p>وَيَوْمَ نَحْشُرُهُمْ جَبِيحًا ثُمَّ نَقُولُ لِلَّذِينَ أَشْرَكُوا آئِينَ شُرَكَائِكُمْ ۗ وَالَّذِينَ</p>
<p>4. ಕೇವಲ ಕಲ್ಪನೆ ಅಥವಾ ಭ್ರಮೆಯ ಆಧಾರದಲ್ಲಿ ಯಾವುದರ ಬಗೆಗೂ ಸಾಕ್ಷ್ಯವಹಿಸಲು ಸಾಧ್ಯವಿಲ್ಲ. ಅದಕ್ಕಾಗಿ ವ್ಯಕ್ತಿ ಸಂಪೂರ್ಣ ವಿಶ್ವಾಸದೊಂದಿಗೆ 'ಇದು ಹೀಗಿದೆ' ಎಂದು ಹೇಳಿ ಬಲ್ಲಂತಹ ನಿಖರವಾದ ಜ್ಞಾನದ ಅಗತ್ಯವಿದೆ. ಒಟ್ಟಿನಲ್ಲಿ ಈ ಪ್ರಶ್ನೆಯ ಅರ್ಥ ಈ ಅನಂತ ವಿಶ್ವಕ್ಕೆ ದೇವನ ಹೊರತು ದಾಸ್ಯ ಮತ್ತು ಪೂಜೆಗೆ ಅರ್ಹವಾದಂತಹ ಪರಮಾಧಿಕಾರವುಳ್ಳ ಪ್ರಭು ಬೇರೊಬ್ಬನಿದ್ದಾನೆಯೇ? ಎಂದಾಗಿದೆ.</p>	

ಅಭಿಮಾನ ಪಡುತ್ತಿದ್ದ ಸಹಭಾಗಿಗಳು ಈಗ ಎಲ್ಲಿದ್ದಾರೆ? ಎಂದು ಕೇಳುವೆವು.

23. ಆಗ ಅವರು, "ಓ ನಮ್ಮ ಪ್ರಭೂ, ನಿನ್ನಾಣೆ ನಾವು ಬಹುದೇವ ವಿಶ್ವಾಸಿಗಳಲ್ಲಾಗಲಿಲ್ಲ" ಎಂಬ (ಸುಳ್ಳು ಹೇಳಿಕೆ ಕೊಡುವ) ಹೊರತು ಇನ್ನಾವ ಕುತಂತ್ರವನ್ನೂ ಹೂಡಲಾರರು.

24. ಆಗ ಅವರು ತಾವೇ ತಮ್ಮ ಮೇಲೆ ಹೇಗೆ ಸುಳ್ಳನ್ನು ಸೃಷ್ಟಿಸಿಕೊಳ್ಳುವರೆಂದು ನೋಡಿದರು. ಅಲ್ಲಿ ಅವರ ಕೃತಕ ದೇವರುಗಳೆಲ್ಲ ಕಳೆದು ಹೋಗುವರು.

25. ಅವರಲ್ಲಿ ಕೆಲವರು ನಿಮ್ಮ ಮಾತನ್ನು ಕಿವಿಗೊಟ್ಟು ಕೇಳುವವರೂ ಇದ್ದಾರೆ. ಆದರೆ, ನಾವು ಅವರ ಹೃದಯಗಳ ಮೇಲೆ ತೆರೆ ಎಳೆದು ಬಿಟ್ಟಿದ್ದೇವೆ. ಇದರಿಂದಾಗಿ ಅವರು ಅದನ್ನು ಸ್ವಲ್ಪವೂ ಗ್ರಹಿಸುವ ದಿಲ್ಲ ಮತ್ತು (ಎಲ್ಲವನ್ನೂ ಕೇಳಿದರೂ ಏನೂ ಕೇಳದಂತೆ) ಅವರ ಕಿವಿಗಳಲ್ಲಿ ತಡೆ ಇಟ್ಟಿದ್ದೇವೆ. ಅವರು ಯಾವ ನಿದರ್ಶನವನ್ನೇ ಕಂಡರೂ ಅದರ ಮೇಲೆ ವಿಶ್ವಾಸವಿಡಲಾರರು. ಎಲ್ಲಿಯವರೆಗೆಂದರೆ, ಅವರು ನಿಮ್ಮ ಬಳಿಗೆ ಬಂದು ನಿಮ್ಮೊಡನೆ ಜಗಳಾಡುವಾಗ ಅವರ ಪೈಕಿ ನಿರಾಕರಣೆಯ ನಿರ್ಧಾರವನ್ನೇ ಕೈಗೊಂಡವರು (ಎಲ್ಲವನ್ನೂ ಕೇಳಿದ ಬಳಿಕ) ಇದೊಂದು ಹಳೇ ಕಾಲದ ಕಟ್ಟುಕತೆಯೇ ವಿನಾ ಇನ್ನೇನೂ ಅಲ್ಲವೆಂದು ಹೇಳುತ್ತಾರೆ.

26. ಅವರು ಈ ಸತ್ಯ ಸಂಗತಿಯನ್ನು ಸ್ವೀಕರಿಸದಂತೆ ಜನರನ್ನು ತಡೆಯುತ್ತಾರೆ ಮತ್ತು ಸ್ವತಃ ತಾವೂ ಇದರಿಂದ ದೂರ ಓಡುತ್ತಾರೆ. (ಈ ವರ್ತನೆಯ ಮೂಲಕ ನಿಮಗೆ ನಷ್ಟವನ್ನುಂಟು ಮಾಡುತ್ತಿದ್ದೇವೆಂದು ಅವರು ತಿಳಿದುಕೊಂಡಿದ್ದಾರೆ.) ವಸ್ತುತಃ ಅವರು ತಮ್ಮನ್ನು ತಾವೇ ವಿನಾಶಕ್ಕೊಳಪಡಿಸಿಕೊಳ್ಳುವ ಕಾರ್ಯ ಮಾಡುತ್ತಿದ್ದಾರೆ. ಆದರೆ ಅವರಿಗೆ ಅದರ ಬೋಧವಿಲ್ಲ.

27. ಅಕಟ! ಅವರು ನರಕಾಗ್ನಿಯ ಕಿನಾರೆಯಲ್ಲಿ ನಿಲ್ಲಿಸಲ್ಪಡುವಾಗಿನ ಅವರ ಅವಸ್ಥೆಯನ್ನು ನೋಡಲು ನಿಮಗೆ ಸಾಧ್ಯವಾಗುತ್ತಿದ್ದರೆ! ಆಗ ಅವರು, "ಅಕಟ! ನಾವು ಭೂಲೋಕಕ್ಕೆ ಪುನಃ ಮರಳಿಸಲ್ಪಟ್ಟು ನಮ್ಮ ಪ್ರಭುವಿನ ನಿದರ್ಶನಗಳನ್ನು ಸುಳ್ಳಾಗಿಸದೆ, ವಿಶ್ವಾಸವಿರಿಸಿ ಕೊಂಡವರಲ್ಲಿ ಸೇರುವಂಥ ದಾರಿಯೇನಾದರೂ ನಮಗೆ ಸಿಗುತ್ತಿದ್ದರೆ!" ಎಂದು ಹೇಳುವರು.

كُنْتُمْ تَرَعُمُونَ ﴿١٦﴾

ثُمَّ لَمْ تَكُنْ فِتْنَتَهُمْ إِلَّا أَنْ قَالُوا وَاللَّهِ
رَبِّنَا مَا كُنَّا مُشْرِكِينَ ﴿١٧﴾

أَنْظُرْ كَيْفَ كَذَّبُوا عَلَىٰ أَنْفُسِهِمْ وَصَلَ
عَنْهُمْ مَا كَانُوا يَفْتَرُونَ ﴿١٨﴾

وَمِنْهُمْ مَنْ يَسْتَمِعُ إِلَيْكَ وَجَعَلْنَا عَلَىٰ
قُلُوبِهِمْ أَكِنَّةً أَنْ يَفْقَهُوهُ وَفِي آذَانِهِمْ
وَقُرْآنًا وَإِنْ يَرَوْا كَلِمَةَ لَا يُؤْمِنُوا
بِهَا حَتَّىٰ إِذَا جَاءُوكَ يُجَادِلُونَكَ يَقُولُ
الَّذِينَ كَفَرُوا إِنْ هَذَا إِلَّا أَسَاطِيرُ الْأَوَّلِينَ ﴿١٩﴾

وَهُمْ يَنْهَوْنَ عَنْهُ وَيَنْهَوْنَ عَنْهُ وَإِنْ
يُهِلِكُونَ إِلَّا أَنفُسَهُمْ وَمَا يَشْعُرُونَ ﴿٢٠﴾

وَكُوْتَرَىٰ إِذْ وَقَفُوا عَلَىٰ النَّارِ فَقَالُوا
يَلَيْتَنَا نُرَدُّ وَلَا نُكَذَّبُ بِآيَاتِ رَبِّنَا
وَنَكُونَ مِنَ الْمُؤْمِنِينَ ﴿٢١﴾

28. ವಾಸ್ತವದಲ್ಲಿ ಅವರು ಮರೆ ಮಾಡಿದ್ದ ನಿಜಸ್ಥಿತಿಯು ಆಗ ಅವರ ಮುಂದೆ ಪ್ರತ್ಯಕ್ಷವಾಗಿ ಬಿಟ್ಟು ಕಾರಣದಿಂದ ಮಾತ್ರ ಅವರು ಹೀಗೆ ಹೇಳುವರು. ಅನ್ಯಥಾ ಅವರನ್ನು ಗತ ಜೀವನದ ಕಡೆಗೆ ಹಿಂದಿರುಗಿಸಿದರೆ ಅವರಿಗೆ ಮಾಡಬಾರದೆಂದು ವಿಧಿಸಲಾಗಿದ್ದೆಲ್ಲ ವನ್ನೂ ಅವರು ಪುನಃ ಮಾಡುವರು. ಅವರಂತೂ ಸುಳ್ಳುಗಾರರೇ ಆಗಿದ್ದಾರೆ.

بَلْ بَدَّ لَهُمْ مَا كَانُوا يُحْفَظُونَ مِنْ قَبْلُ
وَكُورُوا الْعَادَّةَ وَإِلَّا هُوَ اعْتَدَهُ وَإِنَّهُمْ لَكَاذِبُونَ ﴿٢٨﴾

29. (ಆದುದರಿಂದ ತಮ್ಮ ಇಚ್ಛೆಯನ್ನು ಪ್ರಕಟಪಡಿಸುತ್ತಿರುವಾಗಲೂ ಸುಳ್ಳನ್ನೇ ಆಡುವರು.) ಜೀವನವೇನಿದ್ದರೂ ಕೇವಲ ನಮ್ಮ ಈ ಇಹಲೋಕದ ಜೀವನ ಮಾತ್ರ. ನಾವು ಮರಣಾನಂತರ ಎಷ್ಟು ಮಾತ್ರಕ್ಕೂ ಪುನಃ ಎಬ್ಬಿಸಲ್ಪಡಲಾರವೆಂದು ಇಂದು ಇವರು ಹೇಳುತ್ತಾರೆ.

وَقَالُوا إِنَّا هِيَ الْحَيَاتُ النَّبِيَّاءُ وَمَا
نَحْنُ بِسَبْعُوْثِيْنَ ﴿٢٩﴾

30. ಇವರು ತಮ್ಮ ಪ್ರಭುವಿನ ಮುಂದೆ ನಿಲ್ಲಿಸಲ್ಪಡುವ ಆ ದೃಶ್ಯವನ್ನು ನೋಡಲು ನಿಮ್ಮಿಂದ ಸಾಧ್ಯವಾಗುತ್ತಿದ್ದರೆ! ಆಗ ಇವರ ಪ್ರಭು ಇವರೊಡನೆ, "ಇದು ನಿಜಸ್ಥಿತಿಯಲ್ಲವೇ?" ಎಂದು ಕೇಳುವನು, "ಹೌದು ನಮ್ಮ ಪ್ರಭೂ, ಇದು ನಿಜಸ್ಥಿತಿಯೇ" ಎಂದು ಅವರು ಹೇಳುವರು. ಅವನು, "ಸರಿ ಹಾಗಾದರೆ ಈಗ ನೀವು ನಿಜಸ್ಥಿತಿಯ ನಿರಾಕರಣೆಯ ಫಲವಾಗಿ ಯಾತನೆಯ ಸವಿಯನ್ನುಣ್ಣಿರಿ" ಎನ್ನುವನು.

وَلَوْ تَرَىٰ إِذْ وَقَفُوا عَلَىٰ رَيْمٍ طُغِيَ قَالَ أَلَيْسَ
هَذَا بِالْحَقِّ قَالُوا بَلَىٰ وَرَأَيْنَا كِبَالَ
فُتُوْا الْعَادَاتِ بِمَا كُنْتُمْ تَكْفُرُونَ ﴿٣٠﴾

31. ಅಲ್ಪಾಹನನ್ನು ಭೇಟಿಯಾಗಲಿಕ್ಕಿರುವುದನ್ನು ಸುಳ್ಳಾಗಿಸುವವರು ನಷ್ಟಹೊಂದಿದರು. ಆ ಘಳಿಗೆಯು ಹಠಾತ್ತನೆ ಬಂದು ಬಿಡುವಾಗ, "ಅಯ್ಯೋ, ಈ ವಿಷಯದಲ್ಲಿ ನಮ್ಮಿಂದ ಎಂತಹ ಪ್ರಮಾದ ವಾಯಿತು" ಎಂದು ಇವರೇ ಹೇಳುವರು. ಇವರು ತಮ್ಮ ಚೆನ್ನ ಮೇಲೆ ಪಾಪಗಳ ಮೂಟೆಯನ್ನು ಹೇರಿಕೊಂಡ ಸ್ಥಿತಿಯಲ್ಲಿರುವರು. ನೋಡಿರಿ, ಎಷ್ಟು ನಿಕ್ಕಷ್ಟು ಹೊರೆಯನ್ನು ಇವರು ಹೊತ್ತಿರುವರು!

قَدْ حَسِرَ الَّذِينَ كَذَّبُوا بِإِلْقَاءِ اللَّهِ حَتَّىٰ
إِذَا جَاءَهُمُ السَّاعَةُ بَعْتَهُ قَالُوا لَوْ كُنَّا
عَلَىٰ مَا فَرَّطْنَا فِيهَا وَهُمْ يَحْمِلُونَ
أَوْزَارَهُمْ عَلَىٰ ظُهُورِهِمْ أَكَا سَاءَ مَا يَزِرُونَ ﴿٣١﴾

32. ಇಹಲೋಕದ ಜೀವನವಂತು ಒಂದು ಆಟ ಮತ್ತು ವಿನೋದ ವಾಗಿದೆ.⁵ ವಾಸ್ತವದಲ್ಲಿ ನಷ್ಟದಿಂದ ಪಾರಾಗಲು ಬಯಸುವವರಿಗೆ ಪರಲೋಕದ ವಾಸಸ್ಥಾನವೇ ಲೇಸು. ಇನ್ನೇನು ನೀವು ವಿಚಾರ ಮಾಡುವುದಿಲ್ಲವೇ?

وَمَا الْحَيَاةُ الدُّنْيَا إِلَّا لَعِبٌ وَهُوَ كَاللَّذَرِّ
الْآخِرَةِ خَيْرٌ لِلَّذِينَ يُتَّقُونَ أَفَلَا تَعْقِلُونَ ﴿٣٢﴾

5. ಲೌಕಿಕ ಜೀವನಕ್ಕೆ ಯಾವುದೇ ಗಾಂಭೀರ್ಯವಿಲ್ಲ. ಅದನ್ನು ಕೇವಲ ಆಟ-ವಿನೋದಗಳಂತೆ ನಿಮಗೆ ನೀಡಲಾಗಿದೆ ಎಂದು ಇದರ ಅರ್ಥವಲ್ಲ. ಪರಲೋಕದ ಶಾಶ್ವತ ಜೀವನಕ್ಕೆ ಹೋಲಿಸಿದರೆ ಈ ಲೌಕಿಕ ಜೀವನ, ಒಬ್ಬ ವ್ಯಕ್ತಿ ಸ್ವಲ್ಪ ಹೊತ್ತು ಆಟ ವಿನೋದಗಳಲ್ಲಿ ಮನಸ್ಸನ್ನು ಮುದಗೊಳಿಸಿ ಮತ್ತೆ ತನ್ನ ನೈಜ ಗಂಭೀರ ಚಟುವಟಿಕೆಗಳ ಕಡೆಗೆ ಮರಳುವಂತಿದೆ ಎಂಬುದು ಇದರ ಇಂಗಿತ. ಲೌಕಿಕ ಜೀವನವನ್ನು ಆಟ-ವಿನೋದಗಳಿಗೆ ಹೋಲಿಸಲಿಕ್ಕೆ ಮತ್ತೊಂದು ಕಾರಣವೂ ಇದೆ. ಅದಾವುದೆಂದರೆ ಇಲ್ಲಿ ವಾಸ್ತವಿಕತೆಗಳು

33. ಓ ಪೈಗಂಬರರೇ, ಇವರು ಸೃಷ್ಟಿಸಿ ಹೇಳುತ್ತಿರುವ ಮಾತುಗಳಿಂದ ನಿಮಗೆ ಬೇದವಾಗುತ್ತಿರುವುದು ನಮಗೆ ಗೊತ್ತಿದೆ. ಆದರೆ ಇವರು ನಿರಾಕರಿಸುತ್ತಿರುವುದು ನಿಮ್ಮನ್ನಲ್ಲ. ಈ ಅಕ್ರಮಿಗಳು ವಾಸ್ತವದಲ್ಲಿ ಅಲ್ಲಾಹನ ನಿದರ್ಶನಗಳನ್ನು ನಿರಾಕರಿಸುತ್ತಿದ್ದಾರೆ.⁶

قَدْ تَعْلَمُونَ أَنَّهُ يُحَرِّمُكَ الَّذِي يَقُولُونَ
فَأْتَهُمْ لَا يَكْفُرُونَكَ وَالْكَافِرِينَ
بِآيَاتِ اللَّهِ يَجْحَدُونَ ﴿٦﴾

34. ನಿಮಗಿಂತ ಮೊದಲೂ ಅನೇಕ ಸಂದೇಶವಾಹಕರು, ಸುಳ್ಳಾಗಿಸಲ್ಪಟ್ಟಿರುತ್ತಾರೆ. ಆದರೆ ಈ ಸುಳ್ಳಾಗಿಸುವಿಕೆ ಮತ್ತು ಅವರಿಗೆ ಕೊಡಲ್ಪಟ್ಟ ಹಿಂಸೆಯ ಬಗ್ಗೆ ಅವರು ತಾಳ್ಮೆ ವಹಿಸಿದರು. ಕೊನೆಗೆ ಅವರಿಗೆ ನಮ್ಮ ಸಹಾಯ ಒದಗಿತು. ಅಲ್ಲಾಹನ ವಚನಗಳನ್ನು ಬದಲಾಯಿಸುವ ಶಕ್ತಿ ಯಾರಲ್ಲೂ ಇಲ್ಲ. ಗತ ಸಂದೇಶವಾಹಕರಿಗೆ ಏನೇನು ಸಂಭವಿಸಿತ್ತೆಂಬ ವೃತ್ತಾಂತಗಳು ನಿಮಗೆ ತಲುಪಿರುತ್ತವೆ.

وَلَقَدْ كَذَّبَتْ رُسُلٌ مِنْ قَبْلِكَ فَصَبَرُوا
عَلَىٰ مَا كُذِّبُوا أَوْ أُوذُوا حَتَّىٰ أَنزَلْنَاهُمْ
وَلَا مَبْدِئَ لِكَلِمَاتِ اللَّهِ وَلَقَدْ جَاءَكَ
مِن نَّبِيِّ الْمُرْسَلِينَ ﴿٧﴾

35. ಇಷ್ಟಾಗಿಯೂ ಇವರ ಅಶ್ರದ್ಧೆಯನ್ನು ನಿಮ್ಮಿಂದ ಸಹಿಸಲಾಗುವುದಿಲ್ಲವೆಂದಾದರೆ, ನಿಮ್ಮಲ್ಲೇನಾದರೂ ಬಲವಿದ್ದರೆ ನೆಲದಲ್ಲೊಂದು ಸುರಂಗವನ್ನು ಹುಡುಕಿರಿ ಅಥವಾ ಆಕಾಶಕ್ಕೆ ಏಣಿಯಿಡಿರಿ ಮತ್ತು ಇವರ ಬಳಿಗೆ ದೃಷ್ಟಾಂತವೇನಾದರೂ ತರಲು ಪ್ರಯತ್ನಿಸಿರಿ. ಅಲ್ಲಾಹನು ಇಚ್ಛಿಸುತ್ತಿದ್ದರೆ ಇವರಲ್ಲರನ್ನೂ ಸನ್ಮಾರ್ಗದಲ್ಲಿ ಒಟ್ಟುಗೂಡಿಸಲು ಶಕ್ತನಾಗಿದ್ದನು. ಆದುದರಿಂದ ಅಜ್ಞಾನಿಗಳೆಲ್ಲಾ ಗಬೇಡಿರಿ.⁷

وَإِنْ كَانَ كِبْرَ عَلَيْكَ إِعْرَاضُهُمْ فَإِنِ
اسْتَطَعْتَ أَنْ تَبْتَغِيَ نَفَقًا فِي الْأَرْضِ
أَوْ سُلَّمًا فِي السَّمَاءِ فَتَأْتِيَهُمْ بِآيَةٍ
شَاءَ اللَّهُ لَجَمَعَهُمْ عَلَى الْهُدَىٰ فَلَا
تَكُونَنَّ مِنَ الْجَاهِلِينَ ﴿٧﴾

ಗೋಪ್ಯವಾಗಿರುವುದರಿಂದ ಅಂತರ್ ದೃಷ್ಟಿಯಿಲ್ಲದೆ, ಬಹಿರಂಗವನ್ನು ಮಾತ್ರ ನೋಡುವ ವ್ಯಕ್ತಿಗಳನ್ನು ತಪ್ಪುಕಲ್ಪನೆಗಳಿಗೀಡು ಮಾಡುವಂತಹ ಧಾರಾಳ ಸಾಧನಗಳು ಲಭ್ಯವಿದೆ. ಇಂತಹ ತಪ್ಪುಕಲ್ಪನೆಗಳಲ್ಲಿ ಸಿಲುಕಿ ಜನರು ಜೀವನದ ಪರಮಾರ್ಥಕ್ಕೆ ವಿರುದ್ಧವಾದ ಎಂತಹ ವಿಚಿತ್ರ ಧೋರಣೆಗಳನ್ನು ಅನುಸರಿಸುತ್ತಾರೆಂದರೆ ಅವರ ಜೀವನ ಬರೇ ಆಟ-ವಿನೋದಗಳಂತಾಗಿ ಬಿಡುತ್ತದೆ.

6. ವಾಸ್ತವದಲ್ಲಿ ಪ್ರವಾದಿ ಮುಹಮ್ಮದ್(ಸ) ಅಲ್ಲಾಹನ ಸೂಕ್ತಗಳನ್ನು ಓದಿ ಕೇಳಿಸಲು ಆರಂಭಿಸುವ ತನಕ, ಅವರ ಜನಾಂಗದ ಎಲ್ಲರೂ ಅವರನ್ನು 'ಅಮೀನ್'(ಪ್ರಾಮಾಣಿಕ) ಮತ್ತು 'ಸಾದಿಕ್'(ಸತ್ಯಸಂಧ) ಎಂದು ಕರೆಯುತ್ತಿದ್ದರು. ಅವರ ಸತ್ಯಸಂಧತೆಯ ಬಗ್ಗೆ ಅವರಿಗೆ ಪೂರ್ಣ ವಿಶ್ವಾಸವಿತ್ತು. ಆದರೆ ಅವರು ಅಲ್ಲಾಹನ ಸಂದೇಶವನ್ನು ತಲಪಿಸಲು ಆರಂಭಿಸಿದ ತಕ್ಷಣ ಅವರ ಜನಾಂಗದವರು ಅವರನ್ನು ನಿರಾಕರಿಸಿದರು. ಆದರೆ ಈ ಬದಲಾದ ಪರಿಸ್ಥಿತಿಯಲ್ಲೂ ವೈಯಕ್ತಿಕವಾಗಿ ಅವರನ್ನು ಸುಳ್ಳುಗಾರನೆಂದು ಸಾರುವ ಧೈರ್ಯ ಯಾರಿಗೂ ಇರಲಿಲ್ಲ. ಯಾವುದೇ ಲೌಕಿಕ ವ್ಯವಹಾರಗಳ ವೇಳೆ ಅವರು ಸುಳ್ಳಾದಿದ್ದಾರೆ ಎಂಬಂತಹ ಆರೋಪವನ್ನು ಅವರ ಕಟಾ ವಿರೋಧಿಯೂ ಎಂದೂ ಅವರ ಮೇಲೆ ಹೊರಿಸಿರಲಿಲ್ಲ. ಅವರ ಪ್ರವಾದಿತ್ವವನ್ನು ಮಾತ್ರ ಅವರು ಸುಳ್ಳಾಗಿಸಿದರು. ಅಬೂಜಹಲ್ ಅವರ ಕಡು ವೈರಿಯಾಗಿದ್ದ ಹ. ಅಲೀಯವರು(ರ) ಉಲ್ಲೇಖಿಸಿರುವಂತೆ ಅವನು ಒಮ್ಮೆ ಪ್ರವಾದಿವರ್ಯರೊಂದಿಗೆ(ಸ) ಮಾತನಾಡುತ್ತಾ ಹೀಗೆಂದನು, "ನಾವು ನಿಮ್ಮನ್ನು ಸುಳ್ಳು ಹೇಳುವವರನ್ನುವುದಿಲ್ಲ. ಆದರೆ ನೀವು ಮುಂದಿಡುತ್ತಿರುವ ವಿಚಾರ ಸುಳ್ಳನ್ನುತ್ತೇವೆ."

7. ಅರ್ಥಾತ್- ಇವರು ವಿಶ್ವಾಸವಿಡುವಂತಾಗಲು ಯಾವುದಾದರೂ ದೃಷ್ಟಾಂತವನ್ನು ತೋರಿಸಬೇಕು ಎಂಬ ಬಗ್ಗೆ ಚಿಂತಿತರಾಗದಿರಿ. ಮಾನವರೆಲ್ಲರೂ ಸನ್ಮಾರ್ಗಗಳಾಗಿಯೇ ತೀರಬೇಕು ಎಂದು ಅಲ್ಲಾಹನು ಬಯಸಿದ್ದರೆ ಅವನು ಎಲ್ಲರನ್ನೂ ಸತ್ಯವಿಶ್ವಾಸಿಗಳಾಗಿಯೇ ಸೃಷ್ಟಿಸುತ್ತಿದ್ದ. ಹಾಗಿದ್ದರೆ ಪ್ರವಾದಿಗಳನ್ನು ಕಳುಹಿಸುವ ಹಾಗೂ ವಿಶ್ವಾಸಿಗಳು ಮತ್ತು ಅವಿಶ್ವಾಸಿಗಳ ನಡುವೆ ಸಂಘರ್ಷವೇರ್ಪಡಿಸುವ ಔಚಿತ್ಯವೇ ಇರಲಿಲ್ಲ.

36. ನಿಶ್ಚಯವಾಗಿಯೂ ಆಲಿಸುವವರು ಮಾತ್ರ ಸತ್ಯಾಹ್ವಾನಕ್ಕೆ ಓಗೊಡುತ್ತಾರೆ. ಇನ್ನು ಸತ್ತವರ ಮಾತು⁹ ಅವರನ್ನಂತು ಅಲ್ಲಾಹನು ಸಮಾಧಿಗಳಿಂದಲೇ ಎಬ್ಬಿಸುವನು. ತರುವಾಯ ಅವರು (ಅವನ ನ್ಯಾಯಾಲಯದ ಮುಂದೆ ಹಾಜರಾಗಲಿಕ್ಕಾಗಿ) ಮರಳಿ ತರಲ್ಪಡುವರು.

إِنَّمَا يَسْتَجِيبُ الَّذِينَ يَسْمَعُونَ وَالْمَوْتَى
يَبْعَثُهُمُ اللَّهُ ثُمَّ إِلَيْهِ يُرْجَعُونَ ﴿٣٦﴾

37. ಈ ಪ್ರವಾದಿಯ ಮೇಲೆ ಏನಾದರೂ ಕುರುಹು ಏಕೆ ಇಳಿಸಲ್ಪಡಲಿಲ್ಲವೆಂದು ಇವರು ಕೇಳುತ್ತಾರೆ. ಹೇಳಿರಿ, ಅಲ್ಲಾಹನು ಕುರುಹನ್ನಿಳಿಸಲು ಸಂಪೂರ್ಣ ಶಕ್ತನಾಗಿದ್ದಾನೆ. ಆದರೆ ಇವರಲ್ಲಿ ಹೆಚ್ಚಿನವರು ತಿಳಿಗೇಡಿಗಳಾಗಿದ್ದಾರೆ.⁹

وَقَالُوا لَوْلَا نُزِّلَ عَلَيْهِ آيَةٌ مِنْ رَبِّهِ
قُلْ إِنَّ اللَّهَ قَادِرٌ عَلَى أَنْ يُنَزِّلَ آيَةً
وَلَكِنَّ أَكْثَرَهُمْ لَا يَعْلَمُونَ ﴿٣٧﴾

38. ಭೂಮಿಯ ಮೇಲೆ ಚಲಿಸುವ ಪ್ರಾಣಿಗಳನ್ನೂ ವಾಯುವಿನಲ್ಲಿ ರೆಕ್ಕೆಗಳಿಂದ ಹಾರಾಡುವ ಪಕ್ಷಿಗಳನ್ನೂ ನೋಡಿಕೊಳ್ಳಿರಿ. ಇವೆಲ್ಲವೂ ನಿಮ್ಮಂತೆಯೇ ಇರುವ ವರ್ಗಗಳು. ನಾವು ಅವುಗಳ ವಿಧಿಲಿಖಿತದಲ್ಲೇನೂ ಲೋಪಗೊಳಿಸಲಿಲ್ಲ. ಅನಂತರ ಇವೆಲ್ಲ ತಮ್ಮ ಪ್ರಭುವಿನ ಕಡೆಗೆ ಒಟ್ಟುಗೂಡಿಸಲ್ಪಡುತ್ತವೆ.

وَمَا مِنْ دَابَّةٍ فِي الْأَرْضِ وَلَا ظَلِيمٍ
يُعْطِيهِمْ بِحَنَائِهِمْ إِلَّا أُمُّ أُمَّتِكُمْ
مَا قَرَّطْنَا فِي الْكِتَابِ مِنْ شَيْءٍ ثُمَّ
إِلَىٰ رَبِّهِمْ يُحْشَرُونَ ﴿٣٨﴾

39. ಆದರೆ ನಮ್ಮ ನಿದರ್ಶನಗಳನ್ನು ಸುಳ್ಳಾಗಿಸುವವರು ಕಿವುಡರೂ ಮೂಕರೂ ಆಗಿರುತ್ತಾರೆ. ಅಂಧಕಾರಗಳಲ್ಲಿ ಬಿದ್ದಿರುತ್ತಾರೆ. ಅಲ್ಲಾಹನು ತನಗಿಷ್ಟ ಬಂದವರನ್ನು ಪಥಭ್ರಷ್ಟಗೊಳಿಸುತ್ತಾನೆ ಮತ್ತು ತನಗಿಷ್ಟ ಬಂದವರನ್ನು ಸನ್ಮಾರ್ಗಕ್ಕೆ ಹಾಕಿ ಬಿಡುತ್ತಾನೆ.¹⁰

وَالَّذِينَ كَذَّبُوا بِآيَاتِنَا صُمُّوا وَبُكْمٌ فِي
الظُّلُمَاتِ مَنْ يَشَأِ اللَّهُ يُضِلِّهِ وَمَنْ
يَشَأِ يُجْعَلْهُ عَلَىٰ صِرَاطٍ مُسْتَقِيمٍ ﴿٣٩﴾

40. ಇವರೊಡನೆ ಹೇಳಿರಿ- ನೀವು ತುಸು ಆಲೋಚಿಸಿ ಹೇಳಿರಿ. ನಿಮ್ಮ ಮೇಲೆ ಎಂದಾದರೂ ಅಲ್ಲಾಹನ ಕಡೆಯಿಂದ

قُلْ أَرَأَيْتُمْ إِنْ أَنْتُمْ عَدَابِ اللَّهِ أَوْ
آتَيْتُمْ السَّاعَةَ أَغْيَبَ اللَّهُ تَدْعُونَ

8. ಆರಿಸುವವರು ಎಂದರೆ ಆತ್ಮಸಾಕ್ಷಿ ಜಾಗೃತವಾಗಿರುವವರು. ತಮ್ಮ ಬುದ್ಧಿ ಮತ್ತು ವಿಚಾರಕ್ಕೆ ತಿಲಾಂಜಲಿಯಿತ್ತು ಹೃದಯದ ಕವಾಟಗಳಿಗೆ ಪಕ್ಷಪಾತ ಮತ್ತು ನಿಷ್ಪ್ರಿಯತೆಯ ಬೀಗ ಜಡಿದುಕೊಳ್ಳದೇ ಇರುವವರು. ಮರಣ ಹೊಂದಿರುವವರೆಂದರೆ ಅಂಧಾನುಯಾಯಿಯಾಗಿ ಹಿಂದಿನವರು ಅನುಸರಿಸಿದ ಮಾರ್ಗವನ್ನೇ ಕುರುಡನಂತೆ ಅನುಸರಿಸುವವರು. ಅದಕ್ಕೆ ವ್ಯತಿರಿಕ್ತವಾದ ಯಾವುದೇ ಮಾತನ್ನು ಅದು ಅಪ್ಪಟ ಸತ್ಯವೇ ಆಗಿದ್ದರೂ ಅವರು ಸ್ವೀಕರಿಸಲು ಸಿದ್ಧರಾಗುವುದಿಲ್ಲ.

9. ಕುರುಹು ಎಂದರೆ ಅನುಭವಕ್ಕೆ ಬರುವ ಪವಾಡ. ಅಲ್ಲಾಹನು ತನ್ನ ಕುರುಹನ್ನು ತೋರಿಸದೇ ಇರಲು ಕಾರಣ ಅಸಾಮರ್ಥ್ಯವಲ್ಲ. ಬದಲಾಗಿ ಅದಕ್ಕೆ ಬೇರೆಯೇ ಕಾರಣವಿದೆ. ತಮ್ಮ ಅಜ್ಞಾನದಿಂದಾಗಿ ಅವರಿಗದು ತಿಳಿದಿಲ್ಲ ಎಂದು ತಿಳಿಯಪಡಿಸುವುದೇ ಈ ಸೂಕ್ತದ ಉದ್ದೇಶ.

10. ಅಲ್ಲಾಹನು ಪಥಭ್ರಷ್ಟಗೊಳಿಸುವುದೆಂದರೆ ಅಜ್ಞಾನಪ್ರಿಯನಾದ ಒಬ್ಬ ವ್ಯಕ್ತಿಗೆ ಅಲ್ಲಾಹನ ದೃಷ್ಟಾಂತಗಳ ಬಗ್ಗೆ ಅಧ್ಯಯನ ಮಾಡುವ ಅವಕಾಶವನ್ನು ಕರುಣಿಸದೇ ಇರುವುದಾಗಿದೆ. ಪಕ್ಷಪಾತ ಪೀಡಿತನಾದ ಮತ್ತು ವಾಸ್ತವಪ್ರಿಯನಲ್ಲದ ವಿದ್ಯಾರ್ಥಿಯೊಬ್ಬನು ಸತ್ಯದ ದೃಷ್ಟಾಂತಗಳನ್ನು ಕಂಡರೂ ಅದು ಅವನ ಕಣ್ಣಿನಿಂದ ಮರೆಯಾಗಿರುವುದು. ತಪ್ಪುತಿಳುವಳಿಕೆಗಳಲ್ಲಿ ಸಿಲುಕಿಸುವಂತಹ ವಸ್ತುಗಳು ಅವನನ್ನು ಸತ್ಯದಿಂದ ಬಹಳ ದೂರ ಕೊಂಡೊಯ್ಯುವಂತೆ ಮಾಡುವುದು. ಇದಕ್ಕೆ ವ್ಯತಿರಿಕ್ತವಾಗಿ ಅಲ್ಲಾಹನು ಸನ್ಮಾರ್ಗದರ್ಶನ ನೀಡುವುದೆಂದರೆ ಸತ್ಯಾನ್ವೇಷಕನೊಬ್ಬನಿಗೆ ಜ್ಞಾನ ಮೂಲಗಳಿಂದ ಪ್ರಯೋಜನ ಪಡೆಯುವ ಅವಕಾಶವನ್ನು ಕರುಣಿಸುವುದು. ಅಲ್ಲಾಹನ ದೃಷ್ಟಾಂತಗಳಲ್ಲಿ ಸತ್ಯವನ್ನು ತಲುಪುವಂತಹ ಗುರುತುಗಳು ಅವನಿಗೆ ಗೋಚರಿಸುವಂತೆ ಮಾಡುವುದು.

<p>ಯಾವುದಾದರೊಂದು ವಿಪತ್ತು ಬಂದರೆಗಿದಾಗ ಅಥವಾ ನಿಮ್ಮ ಕೊನೆಯ ಘಳಿಗೆಯು ಬಂದಾಗ ನೀವು ಅಲ್ಲಾಹನನ್ನು ಬಿಟ್ಟು ಇನ್ನಾರನ್ನಾದರೂ ಕೂಗಿ ಕರೆಯುತ್ತೀರಾ? ನೀವು ಸತ್ಯವಾದಿಗಳಾಗಿದ್ದರೆ ಹೇಳಿರಿ.</p>	<p>إِنْ كُنْتُمْ صَادِقِينَ ﴿٤١﴾</p>
<p>41. ಆಗ ನೀವು ಅಲ್ಲಾಹನನ್ನೇ ಕೂಗಿ ಕರೆಯುತ್ತೀರಿ. ಅನಂತರ ಅವನಿಚ್ಛಿಸಿದರೆ ಈ ವಿಪತ್ತನ್ನು ನಿಮ್ಮ ಮೇಲಿನಿಂದ ದೂರೀಕರಿಸುತ್ತಾನೆ. ಇಂತಹ ಸಂದರ್ಭಗಳಲ್ಲಿ ನೀವು ಸ್ವಯಂ ಕಲ್ಪಿಸಿ ಕೊಂಡಿರುವ ಭಾಗೀದಾರರನ್ನು ಮರೆತು ಬಿಡುತ್ತೀರಿ.¹¹</p>	<p>بَلْ إِيَّاهُ تَدْعُونَ فَيَكْشِفُ مَا تَدْعُونَ إِلَيْهِ إِنْ شَاءَ وَتَنْسَوْنَ مَا تُشْرِكُونَ ﴿٤٢﴾</p>
<p>42. ನಾವು ನಿಮಗಿಂತ ಮೊದಲು ಅನೇಕ ಜನಾಂಗಗಳಿಗೆ ಸಂದೇಶವಾಹಕರನ್ನು ಕಳುಹಿಸಿದೆವು. ಆ ಜನಾಂಗಗಳು ವಿನಯದಿಂದ ನಮ್ಮ ಮುಂದೆ ಬಾಗುವಂತೆ ಅವರನ್ನು ಕಷ್ಟ ಕಾರ್ಪಣ್ಯಗಳಲ್ಲಿ ಸಿಲುಕಿಸಿದೆವು.</p>	<p>وَلَقَدْ أَرْسَلْنَا إِلَىٰ أُمَمٍ مِّن قَبْلِكَ فَآخَذْنَا لَهُم بِأَلْبَابِهِمُ الظَّالِمِينَ ﴿٤٣﴾</p>
<p>43. ನಮ್ಮ ಕಡೆಯಿಂದ ಅವರ ಮೇಲೆ ಕಷ್ಟ ಬಂದಾಗ ಅವರೇಕೆ ವಿನಯ ತೋರಲಿಲ್ಲ? ಆದರೆ ಅವರ ಹೃದಯಗಳು ಇನ್ನಷ್ಟು ಕಠಿಣವಾದವು ಮತ್ತು ನೀವು ಮಾಡುತ್ತಿರುವುದೆಲ್ಲಾ ಚೆನ್ನಾಗಿದೆ ಯೆಂದು ಶೈತಾನನು ಅವರನ್ನು ಸಮಾಧಾನ ಪಡಿಸಿದನು.</p>	<p>فَلَوْلَا إِذْ جَاءَهُمْ بَأْسُنَا تَضَرَّعُوا وَلَكِن قَسَتْ قُلُوبُهُمْ وَزَيَّنَ لَهُمُ الشَّيْطَانُ مَا كَانُوا يَعْلَمُونَ ﴿٤٤﴾</p>
<p>44. ಅನಂತರ ಅವರು, ತಮಗೆ ಕೊಡಲ್ಪಟ್ಟ ಬುದ್ಧಿವಾದವನ್ನು ಮರೆತು ಬಿಟ್ಟಾಗ ನಾವು ಅವರಿಗಾಗಿ ಎಲ್ಲ ವಿಧದ ಸಂಪನ್ಮತೆಯ ದ್ವಾರಗಳನ್ನು ತೆರೆದು ಬಿಟ್ಟೆವು. ಅವರಿಗೆ ದಯಪಾಲಿಸಲ್ಪಟ್ಟ ಕೊಡುಗೆಗಳಲ್ಲಿ ಅವರು ಚೆನ್ನಾಗಿ ಮಗ್ನರಾಗಿದ್ದಾಗ ನಾವು ಹಠಾತ್ತನೆ ಅವರನ್ನು ಹಿಡಿದು ಕೊಂಡೆವು. ಆಗ ಅವರು ಯಾವುದೇ ಒಳಿತಿನ ಬಗ್ಗೆ ನಿರಾಶರಾಗಿದ್ದರು.</p>	<p>فَلَمَّا نَسُوا مَا ذُكِّرُوا بِهِ فَتَحْنَا عَلَيْهِمُ أَبْوَابَ كُلِّ شَيْءٍ حَتَّىٰ إِذَا فَرِحُوا بِهَا أُوتُوا أَحْدًا لَهُمُ بَعْتَةً فإِذَا هُمْ مُبْلِسُونَ ﴿٤٥﴾</p>
<p>45. ಹೀಗೆ ಅಕ್ರಮವೆಸಗಿದವರ ಮೂಲವೇ ಕಡಿದು ಹಾಕಲ್ಪಟ್ಟಿತು. ಸರ್ವಸ್ತುತಿಯು ಸರ್ವಲೋಕಗಳ ಪಾಲಕ ಪ್ರಭುವಾದ ಅಲ್ಲಾಹನಿಗೆ.</p>	<p>فَقَطَّعَ دَابِرَ الْفَوَورِ الَّذِينَ ظَلَمُوا ۗ وَالْحَمْدُ لِلَّهِ رَبِّ الْعَالَمِينَ ﴿٤٦﴾</p>
<p>11. ಅರ್ಥಾತ್- ಈ ಕುರುಹು ನಿಮ್ಮ ವ್ಯಕ್ತಿತ್ವದಲ್ಲೇ ಅಡಕವಾಗಿದೆ. ಯಾವುದಾದರೂ ದೊಡ್ಡ ಆತಂಕ ನಿಮಗೆ ಎದುರಾದರೆ, ಮರಣ ತನ್ನ ಭೀಕರ ಸ್ವರೂಪದೊಂದಿಗೆ ನಿಮ್ಮ ಮುಂದೆ ಬಂದು ನಿಂತಾಗ ದೇವನಲ್ಲದೆ ಬೇರಾರ ಆಶ್ರಯವೂ ನಿಮಗೆ ಕಾಣಿಸುವುದಿಲ್ಲ. ದೊಡ್ಡ ದೊಡ್ಡ ಬಹುದೇವಾರಾಧಕರೂ ಆಗ ತಮ್ಮ ಆರಾಧ್ಯರುಗಳನ್ನು ಮರೆತು ಏಕದೇವನನ್ನು ಕೂಗಿ ಕರೆಯುತ್ತಾರೆ. ಅಪ್ಪಟ ನಾಸ್ತಿಕನಾಗಿರುವವನೂ ಅಂತಹ ಸಂದರ್ಭದಲ್ಲಿ ದೇವನ ಮುಂದೆ ಕೈ ಚಾಚಿ ಮೊರೆಯಿಡುತ್ತಾನೆ. ದೇವೋಪಾಸನೆ ಮತ್ತು ಏಕದೇವತ್ವದ ಸಾಕ್ಷ್ಯವಹಿಸುವ ಗುಣ ಪ್ರತಿಯೊಬ್ಬನ ವ್ಯಕ್ತಿತ್ವದಲ್ಲೂ ಇದೆ ಎಂಬುದಕ್ಕೆ ಇದುವೇ ಅತ್ಯಂತ ದೊಡ್ಡ ಪ್ರಮಾಣವಾಗಿದೆ. ಅದರ ಮೇಲೆ ಅಲಕ್ಷ್ಯ ಮತ್ತು ಅಜ್ಞಾನದ ಎಷ್ಟೇ ತೆರೆಗಳನ್ನು ಎಳೆದರೂ ಸರಿಯೇ. ಯಾವಾಗಲಾದರೂಮೈ ಅದು ಮೇಲೆದ್ದು ಗೋಚರಿಸಿಯೇ ತೀರುತ್ತದೆ.</p>	

46. ಓ ಪೈಗಂಬರರೇ, ಇವರೊಡನೆ ಕೇಳಿರಿ- ಅಲ್ಲಾಹನು ನಿಮ್ಮ ದೃಷ್ಟಿಯನ್ನೂ ಶ್ರವಣವನ್ನೂ ನಿಮ್ಮಿಂದ ಕಸಿದುಕೊಂಡು ನಿಮ್ಮ ಹೃದಯಗಳಿಗೆ ಮುದ್ರೆಯೊತ್ತಿಬಿಟ್ಟಿರಲಿ¹² ಈ ಶಕ್ತಿಗಳನ್ನು ನಿಮಗೆ ಮರಳಿ ಕೊಡಿಸಲು ಅಲ್ಲಾಹನ ಹೊರತು ಇನ್ನಾವ ದೇವನಿದ್ದಾನೆ? ನಾವು ಪದೇ ಪದೇ ನಮ್ಮ ನಿದರ್ಶನಗಳನ್ನು ಹೇಗೆ ಇವರ ಮುಂದೆ ಇರಿಸುತ್ತೇವೆ ಮತ್ತು ಇವರು ಅವುಗಳನ್ನು ಕಂಡೂ ಕಾಣದಂತೆ ಹೇಗೆ ವರ್ತಿಸುತ್ತಾರೆಂಬುದನ್ನು ನೋಡಿರಿ.

قُلْ أَرَأَيْتُمْ إِنْ أَخَذَ اللَّهُ سَمْعَكُمْ وَ
أَبْصَارَكُمْ وَخَتَمَ عَلَى قُلُوبِكُمْ مَنْ إِلَهٌ
غَيْرُ اللَّهِ يَأْتِيكُمْ بِهِ أَنْظُرْ كَيْفَ
نُصِّرُ الْآيَاتِ تُمْ هُمْ يُصِدِّقُونَ ﴿٤٦﴾

47. ಹೇಳಿರಿ- ಅಲ್ಲಾಹನ ಕಡೆಯಿಂದ ನಿಮ್ಮ ಮೇಲೆ ಅಕಸ್ಮಾತ್ ಅಥವಾ ಪ್ರತ್ಯಕ್ಷ ಯಾತನೆ ಬಂದರಗಿದರೆ ಅತ್ಯಾಚಾರಿಗಳ ವಿನಾ ಇನ್ನಾರಾದರೂ ನಾಶ ಹೊಂದುವರೇ ಎಂದು ಯೋಚಿಸಿದಿರಾ?

قُلْ أَرَأَيْتُمْ إِنْ أَنْتُمْ عَذَابَ اللَّهِ
بَغْتَةً أَوْ جَهْرَةً هَلْ يُهْلِكُ إِلَّا
الْقَوْمَ الظَّالِمِينَ ﴿٤٧﴾

48. ನಾವು ಎಲ್ಲ ಸಂದೇಶವಾಹಕರನ್ನು ಸಜ್ಜನರಿಗೆ ಸುವಾರ್ತೆ ನೀಡುವವರೂ ದುರ್ಜನರಿಗೆ ಎಚ್ಚರಿಗೆ ಕೊಡುವವರೂ ಆಗಿ ಮಾತ್ರ ಕಳುಹಿಸುತ್ತೇವೆ. ಆ ಬಳಿಕ ಅವರ ಮಾತನ್ನು ನಂಬಿ, ತಮ್ಮ ಕರ್ಮವಿಧಾನವನ್ನು ಸರಿಪಡಿಸಿಕೊಂಡವರಿಗೆ ಯಾವುದೇ ಭಯ ಮತ್ತು ವ್ಯಥೆಯ ಸಂಭವವೂ ಇರುವುದಿಲ್ಲ.

وَمَا تُرْسِلُ الْمُرْسَلِينَ إِلَّا مُبَشِّرِينَ
وَمُنذِرِينَ فَمَنْ أَمَنَ وَأَصْلَحَ فَلَا
خَوْفٌ عَلَيْهِمْ وَلَا هُمْ يَحْزَنُونَ ﴿٤٨﴾

49. ನಮ್ಮ ನಿದರ್ಶನಗಳನ್ನು ಸುಳ್ಳಾಗಿಸುವವರು ತಮ್ಮ ನಿರಾಕರಣೆಯ ಫಲವಾಗಿ ಶಿಕ್ಷೆ ಅನುಭವಿಸಿಯೇ ತೀರುವರು.

وَالَّذِينَ كَفَرُوا بِآيَاتِنَا يَسْسِئُ لَهُمُ الْعَذَابُ
بِمَا كَانُوا يَفْسُقُونَ ﴿٤٩﴾

50. ಓ ಪೈಗಂಬರರೇ, ಇವರೊಡನೆ ಹೇಳಿರಿ- "ನನ್ನಲ್ಲಿ ಅಲ್ಲಾಹನ ಖಜಾನೆಗಳಿವೆಯೆಂದು ನಾನು ನಿಮ್ಮೊಡನೆ ಹೇಳುವುದಿಲ್ಲ. ನಾನು ಪರೋಕ್ಷಜ್ಞಾನಿಯೂ ಅಲ್ಲ. ನಾನು ದೇವಚರನೆಂದೂ ಹೇಳುವುದಿಲ್ಲ. ನಾನು ನನ್ನ ಮೇಲೆ ಅವತೀರ್ಣಗೊಳ್ಳುತ್ತಿರುವ 'ದಿವ್ಯವಾಣಿ'ಯ ಅನುಸರಣೆಯನ್ನು ಮಾತ್ರ ಮಾಡುತ್ತಿದ್ದೇನೆ" ಮತ್ತು ಇವರೊಡನೆ, "ಕುರುಡನೂ ದೃಷ್ಟಿಯುಳ್ಳವನೂ ಸರಿಸಮಾನ ನಾಗಿರಲು ಸಾಧ್ಯವೇ? ನೀವು ವಿವೇಚಿಸುವುದಿಲ್ಲವೇ?" ಎಂದು ಕೇಳಿರಿ.

قُلْ لَا أَقُولُ لَكُمْ عِنْدِي خَزَائِنُ اللَّهِ
وَلَا أَعْلَمُ الْغَيْبِ وَلَا أَقُولُ لَكُمْ إِنِّي
مَلَكٌ إِنْ أَنْتُمْ إِلَّا مَا يُوحَىٰ إِلَيَّ قُلْ هَلْ
يَسْتَوِي الْأَعْمَىٰ وَالْبَصِيرُ أَفَلَا تَتَفَكَّرُونَ ﴿٥٠﴾

51. ಓ ಪೈಗಂಬರರೇ, ತಮ್ಮ ಪ್ರಭುವಿನ ಮುಂದೆ ಆತನ ಹೊರತು (ಅಧಿಕಾರಬಲವುಳ್ಳ) ಸಹಾಯಕರು ಅಥವಾ ಶಿಫಾರಸು

وَأَنْذِرْ بِهِ الَّذِينَ يَخَافُونَ أَنْ يُحْشَرُوا
إِلَىٰ رَبِّهِمْ لَيْسَ لَهُمْ مِنْ دُونِهِ وَاوِيٌّ وَلَا

12. ಮನಸ್ಸಿನ ಮೇಲೆ ಬೀಗ ಜಡಿಯುವುದೆಂದರೆ ಯೋಚಿಸುವ ಮತ್ತು ತಿಳಿಯುವ ಸಾಮರ್ಥ್ಯಗಳನ್ನು ಕಿತ್ತುಕೊಳ್ಳುವುದಾಗಿದೆ.

ಮಾಡುವವರು ಯಾರೂ ಇಲ್ಲದಂತಹ ಸ್ಥಿತಿಯಲ್ಲಿ ಹಾಜರು ಗೊಳಿಸಲ್ಪಡಲಿದ್ದೇವೆಂದು ಭಯಪಡುವವರಿಗೆ ನೀವು ಇದರ (ಈ ದಿವ್ಯ ಬೋಧನೆಯ) ಮೂಲಕ ಉಪದೇಶ ನೀಡಿರಿ. ಪ್ರಾಯಶಃ (ಈ ಉಪದೇಶದಿಂದ ಜಾಗೃತರಾಗಿ) ಇವರು ದೇವಭಯದ ನೀತಿ ಅನುಸರಿಸಲೂ ಬಹುದು.

شَفِيعٌ لَعَلَّهُمْ يَتَّقُونَ ﴿٤١﴾

52. ಯಾರು ತಮ್ಮ ಪ್ರಭುವನ್ನು ಸಂಜೆ ಮುಂಜಾನೆಗಳಲ್ಲಿ ಪ್ರಾರ್ಥಿಸುತ್ತಾರೋ ಹಾಗೂ ಅವನ ಸಂಪ್ರೀತಿಯನ್ನರಸುತ್ತಿರುತ್ತಾರೋ ಅವರನ್ನು ನಿಮ್ಮಿಂದ ದೂರಕ್ಕೆ ಅಟ್ಟಬೇಡಿರಿ. ಅವರ ಲೆಕ್ಕದಲ್ಲಿನ ಯಾವ ಭಾರವೂ ನಿಮ್ಮ ಮೇಲಿಲ್ಲ ಮತ್ತು ನಿಮ್ಮ ಲೆಕ್ಕದಲ್ಲಿನ ಯಾವ ಭಾರವೂ ಅವರ ಮೇಲಿಲ್ಲ. ಹೀಗಿದ್ದರೂ ನೀವು ಅವರನ್ನು ದೂರಕ್ಕೆ ಅಟ್ಟಿದರೆ ನೀವು ಅಕ್ರಮಿಗಳಲ್ಲಿ ಗಣಿಸಲ್ಪಡುವಿರಿ.

وَلَا تَطْرُدِ الَّذِينَ يَدْعُونَ رَبَّهُمْ بِالْغَدْرِ وَالْأَيْمَانِ يُرِيدُونَ وَجْهَهُ مَا عَلَيْكَ مِنْ حِسَابِهِمْ مِنْ شَيْءٍ وَمَا مِنْ حِسَابِكَ عَلَيْهِمْ مِنْ شَيْءٍ فَتَطْرُدَهُمْ فَتَكُونَ مِنَ الظَّالِمِينَ ﴿٥٢﴾

53. ವಾಸ್ತವದಲ್ಲಿ ನಾವು ಇದೇ ರೀತಿಯಲ್ಲಿ ಇವರ ಪೈಕಿ ಕೆಲವರನ್ನು ಕೆಲವರ ಮೂಲಕ ಪರೀಕ್ಷೆಗೊಳಪಡಿಸಿದ್ದೇವೆ.¹³ ಇದು ಅವರು ಇವರನ್ನು ಕಂಡು, "ನಮ್ಮ ಪೈಕಿ ಅಲ್ಲಾಹನ ಅನುಗ್ರಹವಾದುದು ಇವರ ಮೇಲೆಯೇ?" ಎಂದು ಕೇಳುವಂತಾಗಲಿಕ್ಕಾಗಿ. ಹೌದು, ಅಲ್ಲಾಹನು ತನ್ನ ಕೃತಜ್ಞ ದಾಸರನ್ನು ಇವರಿಗಿಂತ ಚೆನ್ನಾಗಿ ಅರಿಯುವುದಿಲ್ಲವೇ?

وَكَذَلِكَ فَتَنَّا بَعْضَهُمْ بِبَعْضٍ لِيُفْلِتُوا أَمْرًا لِيُكْفِرُوا مِنَ اللَّهِ أَلَيْسَ اللَّهُ بِأَعْلَمَ بِالشَّاكِرِينَ ﴿٥٣﴾

54. ನಮ್ಮ ನಿದರ್ಶನಗಳ ಮೇಲೆ ವಿಶ್ವಾಸವಿಡುವವರು ನಿಮ್ಮ ಬಳಿಗೆ ಬಂದಾಗ ಅವರೊಡನೆ ಹೇಳಿರಿ- ನಿಮ್ಮ ಮೇಲೆ ಶಾಂತಿ ಇದೆ. ನಿಮ್ಮ ಪ್ರಭು ಔದಾರ್ಯ ನೀತಿಯನ್ನು ತನ್ನ ಮೇಲೆ ವಿಧಿಸಿಕೊಂಡಿದ್ದಾನೆ. ನಿಮ್ಮಲ್ಲಾರಾದರೂ ತಿಳಿಗೇಡಿತನದಿಂದ ದೋಷಮಾಡಿ, ಆ ಬಳಿಕ ಪಶ್ಚಾತ್ತಾಪ ಪಟ್ಟರೆ ಮತ್ತು ತನ್ನನ್ನು ಸುಧಾರಿಸಿಕೊಂಡರೆ, ಅವನು (ಅಲ್ಲಾಹನು) ಅವನನ್ನು ಕ್ಷಮಿಸುತ್ತಾನೆ ಮತ್ತು ಮೃದುನೀತಿಯನ್ನುನುಸರಿಸುತ್ತಾನೆ.¹⁴

وَإِذَا جَاءَكَ الَّذِينَ يُؤْمِنُونَ بِآيَاتِنَا فَقُلْ سَلَامٌ عَلَيْكُمْ كَتَبَ رَبُّكُمْ عَلَى نَفْسِهِ الرَّحْمَةَ أَنْتَ مِنْ عِندِ رَبِّكَ وَسُوءٌ الْبَعْثِ فَأَنْتَ غَافِرٌ رَحِيمٌ ﴿٥٤﴾

13. ಅರ್ಥಾತ್- ಸಮಾಜದಲ್ಲಿ ಕೆಳವರ್ಗದ ಬಡವರು ಮತ್ತು ನಿರ್ಗತಿಕರಿಗೆ ಮೊದಲು ಸತ್ಯವಿಶ್ವಾಸದ ಸೌಭಾಗ್ಯವನ್ನು ನೀಡುವ ಮೂಲಕ ನಾವು ಸೊತ್ತು ಮತ್ತು ಘನತೆಯ ಬಗ್ಗೆ ಅಹಂಭಾವ ಹೊಂದಿರುವವರನ್ನು ಪರೀಕ್ಷೆಗೆ ಗುರಿಪಡಿಸಿದ್ದೇವೆ.

14. ಆ ಕಾಲದಲ್ಲಿ ಪ್ರವಾದಿವರ್ಯರ(ಸ) ಮೇಲೆ ವಿಶ್ವಾಸವಿರಿಸಿದ್ದ ವ್ಯಕ್ತಿಗಳಲ್ಲಿ ಅನೇಕರು ಅಜ್ಞಾನ ಕಾಲದಲ್ಲಿ ಮಹಾ ಪಾಪಗಳನ್ನೆಸಗಿದವರಾಗಿದ್ದರು. ಇಸ್ಲಾಮ್ ಸ್ವೀಕಾರದ ನಂತರ ಅವರ ಜೀವನ ಸಂಪೂರ್ಣವಾಗಿ ಬದಲಾಗಿತ್ತು. ಆದರೆ ಇಸ್ಲಾಮಿನ ವಿರೋಧಿಗಳು ಅವರನ್ನು ಅವರ ಗತಕಾಲದ ದೋಷ ಮತ್ತು ವರ್ತನೆಗಳ ಬಗ್ಗೆ ನೆನಪಿಸಿ ಪೀಡಿಸುತ್ತಿದ್ದರು. ಅದಕ್ಕಾಗಿ ಸತ್ಯವಿಶ್ವಾಸಿಗಳಿಗೆ ಸಾಂತ್ವನ ನೀಡುವಂತೆ ಇಲ್ಲಿ ಹೇಳಲಾಗುತ್ತಿದೆ. ಪಶ್ಚಾತ್ತಾಪ ಪಟ್ಟು ತನ್ನನ್ನು ಸುಧಾರಿಸಿಕೊಂಡವರನ್ನು ಅವರ ಗತ ಪಾಪಗಳ ಕಾರಣಕ್ಕಾಗಿ ಹಿಡಿಯುವಂತಹ ಜಾಯಮಾನ ಅಲ್ಲಾಹನದಲ್ಲ ಎಂದು ಅವರೊಡನೆ ಹೇಳಿರಿ ಎನ್ನಲಾಗುತ್ತಿದೆ.

55. (ಇದಕ್ಕೆ ಅವನ ಔದಾರ್ಯವೇ ಕಾರಣವಾಗಿರುತ್ತದೆ). ಹೀಗೆ ನಾವು ಅಪರಾಧಿಗಳ ಮಾರ್ಗವು ಸ್ಪಷ್ಟವಾಗಲಿಕ್ಕಾಗಿ ನಮ್ಮ ನಿರ್ದೇಶನಗಳನ್ನು ವಿವರಿಸುತ್ತೇವೆ.
56. ಓ ಪೈಗಂಬರರೇ, ಇವರೊಡನೆ ಹೇಳಿರಿ- ನೀವು ಅಲ್ಲಾಹನ ಹೊರತು ಇತರ ಯಾರನ್ನು ಕರೆಯುತ್ತೀರೋ ಅವರ ಆರಾಧನೆ ಮಾಡುವುದನ್ನು ನನಗೆ ನಿಷೇಧಿಸಲಾಗಿದೆ. ಹೇಳಿರಿ- ನಾನು ನಿಮ್ಮ ಇಚ್ಛೆಗಳ ಅನುಸರಣೆ ಮಾಡಲಾರೆನು. ನಾನು ಹಾಗೆ ಮಾಡಿದರೆ ಪಥಭ್ರಷ್ಟನಾದೇನು, ಸನ್ಮಾರ್ಗ ಹೊಂದದವರಲ್ಲಾದೇನು.
57. ಹೇಳಿರಿ- ನಾನು ನನ್ನ ಪ್ರಭುವಿನ ವತಿಯಿಂದ ಒಂದು ಪ್ರತ್ಯಕ್ಷ ಪ್ರಮಾಣದ ಮೇಲೆ ಸ್ಥಿರವಾಗಿದ್ದೇನೆ ಮತ್ತು ನೀವು ಅದನ್ನು ಸುಳ್ಳಾಗಿಸಿ ಬಿಟ್ಟಿರುವಿರಿ. ನೀವು ತವಕಪಡುತ್ತಿರುವ ವಿಷಯವಿಗ ನನ್ನ ಅಧಿಕಾರದಲ್ಲಿಲ್ಲ. ತೀರ್ಮಾನದ ಸಂಪೂರ್ಣ ಅಧಿಕಾರ ಅಲ್ಲಾಹನಿಗಿದೆ. ಅವನೇ ಸತ್ಯ ಸಂಗತಿಯನ್ನು ತಿಳಿಸುತ್ತಾನೆ. ಅವನು ತೀರ್ಪು ನೀಡುವವರಲ್ಲಿ ಅತ್ಯುತ್ತಮನು.
58. ಹೇಳಿರಿ- ನೀವು ತವಕಪಡುತ್ತಿರುವ ವಸ್ತು ನನ್ನ ಅಧಿಕಾರದಲ್ಲಿರುತ್ತಿದ್ದರೆ ನನ್ನ ಮತ್ತು ನಿಮ್ಮ ನಡುವೆ ಎಂದೋ ತೀರ್ಮಾನವಾಗಿ ಬಿಡುತ್ತಿತ್ತು. ಆದರೆ ಅಕ್ರಮಿಗಳ ವಿಷಯದಲ್ಲಿ ಹೇಗೆ ವರ್ತಿಸಬೇಕೆಂದು ಅಲ್ಲಾಹನು ಚೆನ್ನಾಗಿ ಅರಿತಿರುತ್ತಾನೆ.
59. ಪರೋಕ್ಷದ ಬೀಗದ ಕೈಗಳು ಅವನ ವಶದಲ್ಲೇ ಇವೆ. ಅವುಗಳನ್ನು ಅವನ ಹೊರತು ಇನ್ನಾರೂ ಅರಿಯರು. ನೆಲ ಜಲಗಳಲ್ಲಿರುವುದೆಲ್ಲವನ್ನೂ ಅವನು ತಿಳಿದಿರುತ್ತಾನೆ. ಮರದಿಂದ ಉದುರುವ ಒಂದು ಎಲೆಯ ಕುರಿತೂ ಭೂಮಿಯ ಅಂಧಕಾರಗಳಲ್ಲಿ ಹುದುಗಿರುವ ಒಂದು ಧಾನ್ಯದ ಬಗೆಗೂ ಅವನಿಗೆ ತಿಳಿಯದೆ ಇಲ್ಲ. ಒಣ-ಹಸಿಗಳೆಲ್ಲವೂ ಒಂದು ತೆರೆದ ಗ್ರಂಥದಲ್ಲಿ ಲಿಖಿತಗೊಂಡಿದೆ.
60. ಅವನೇ ರಾತ್ರಿಕಾಲದಲ್ಲಿ ನಿಮ್ಮ ಪ್ರಾಣಹರಣ ಮಾಡುತ್ತಾನೆ ಮತ್ತು ಹಗಲಲ್ಲಿ ನೀವು ಮಾಡುತ್ತಿರುವುದನ್ನೆಲ್ಲ ಅವನು ಅರಿಯುತ್ತಾನೆ. ಅನಂತರ ಜೀವನಾವಧಿಯು ಪೂರ್ಣಗೊಳ್ಳಲಿಕ್ಕಾಗಿ ಮರುದಿನ ನಿಮ್ಮನ್ನು ಅದೇ ವ್ಯವಹಾರ ಜಗತ್ತಿಗೆ ಮರಳಿಸುತ್ತಾನೆ. ಕಟ್ಟಿ ಕಡೆಗೆ ನಿಮ್ಮ ಮರಳುವಿಕೆಯು ಆತನ ಕಡೆಗೇ ಇದೆ. ಅನಂತರ, ನೀವು ಏನು ಮಾಡುತ್ತಿದ್ದಿರೆಂಬುದನ್ನು ಅವನು ನಿಮಗೆ ತಿಳಿಸುವನು.

وَكَذَلِكَ نَقُصِّلُ الْآيَاتِ لِيَتَسَبَّحُوا
سَيِّدُ الْمَجْرُمِينَ ﴿٥٥﴾

قُلْ إِنِّي نُهِيتُ أَنْ أَعْبُدَ الَّذِينَ تَدْعُونَ
مِنْ دُونِ اللَّهِ قُلْ لَّا أَتَّبِعُ أَهْوَاءَكُمْ قَدْ
ضَلَلْتُمْ إِذَا مَا أَنَا مِنَ الْبَاهْتِرِينَ ﴿٥٦﴾

قُلْ إِنِّي عَلَىٰ بَيِّنَةٍ مِّن رَّبِّي وَكَذَّبْتُمْ
بِهِ مَا عَنِيدِي مَا اسْتَعْجَلُونَ بِهِ إِنْ
الْحُكْمُ إِلَّا لِلَّهِ يُفْصِلُ الْحَقَّ وَهُوَ
خَيْرُ الْفَصِلِينَ ﴿٥٧﴾

قُلْ لَوْ أَنَّنِ عِنْدِي مَا تَسْتَعْجِلُونَ بِهِ
لَفُضِيَ الْأَمْرُ بَيْنِي وَبَيْنَكُمْ وَاللَّهُ
أَعْلَمُ بِالظَّالِمِينَ ﴿٥٨﴾

وَعِنْدَهُ مَفَاتِحُ الْغَيْبِ لَا يَعْلَمُهَا إِلَّا
هُوَ وَ يَعْلَمُ مَا فِي الْبُرُوجِ وَالْبَحْرِ وَمَا
تَسْقُطُ مِنْ سَّمَاءٍ إِلَّا يَعْلَمُهَا وَلَا حَبَّةٌ
فِي ظُلْمَتِ الْأَرْضِ وَلَا رَطْبٌ وَلَا يَأْبَسُ
إِلَّا فِي كِتَابٍ مُّبِينٍ ﴿٥٩﴾

وَهُوَ الَّذِي يَتَوَفَّاكُمْ بِاللَّيْلِ وَيَعْلَمُ مَا
جَرَحْتُمْ بِالنَّهَارِ ثُمَّ يَبْعَثُكُمْ فِيهِ
لِيُقَضَىٰ أَجَلٌ مُّسَدَّدٌ ثُمَّ إِلَيْهِ مَرْجِعُكُمْ
ثُمَّ يُبْعَثُكُمْ فِيهَا لَعَلَّكُمْ تَعْمَلُونَ ﴿٦٠﴾

61. ಅವನು ತನ್ನ ದಾಸರ ಮೇಲೆ ಸಂಪೂರ್ಣ ಅಧಿಕಾರವುಳ್ಳವನಾಗಿದ್ದಾನೆ ಮತ್ತು ನಿಮ್ಮ ಮೇಲೆ ಮೇಲ್ನೋಟವಿರಿಸುವವರನ್ನು (ದೇವ ಚರರನ್ನು) ನೇಮಕ ಮಾಡಿ ಕಳುಹಿಸುತ್ತಾನೆ. ಎಷ್ಟರ ವರೆಗೆಂದರೆ ನಿಮ್ಮಲ್ಲಿ ಯಾರಿಗಾದರೂ ಮರಣ ಆಸನ್ನವಾದಾಗ ಅವನಿಂದ ಕಳುಹಿಸಲ್ಪಟ್ಟ ದೇವಚರರು ಅವನ ಪ್ರಾಣಹರಣ ಮಾಡುತ್ತಾರೆ ಮತ್ತು ತಮ್ಮ ಕರ್ತವ್ಯವನ್ನು ನೆರವೇರಿಸುವುದರಲ್ಲಿ ಅವರು ಸ್ವಲ್ಪವೂ ಲೋಪ ಮಾಡುವುದಿಲ್ಲ.

وَهُوَ الْقَاهِرُ فَوْقَ عِبَادِهِ وَيُرْسِلُ عَلَيْكُمْ حَفَظَةً حَتَّىٰ إِذَا جَاءَ أَحَدَكُمْ الْمَوْتُ تَوَفَّتْهُ رُسُلُنَا وَهُمْ لَا يُفِرُّونَ ۝

62. ತರುವಾಯ ಸರ್ವರೂ ತಮ್ಮ ನೈಜ ಮಾಲಕನಾದ ಅಲ್ಲಾಹನ ಕಡೆಗೆ ಹಿಂದಿರುಗಿಸಲ್ಪಡುವರು. ಎಚ್ಚರಿಕೆ! ತೀರ್ಮಾನದ ಸಕಲ ಅಧಿಕಾರವು ಅವನಿಗೇ ಪ್ರಾಪ್ತವಿದೆ ಮತ್ತು ಅವನು ಅತಿ ಶೀಘ್ರವಾಗಿ ಲೆಕ್ಕ ಪರಿಶೋಧಿಸುವವನೆಂಬುದನ್ನು ಚೆನ್ನಾಗಿ ಅರಿತುಕೊಳ್ಳಿರಿ.

ثُمَّ رُدُّوْا إِلَى اللَّهِ مَوْلَاهُمُ الْحَقُّ ۗ أَلَا لَهُ الْحُكْمُ وَهُوَ أَسْرَعُ الْحُسْبَانِ ۝

63. ಓ ಪೈಗಂಬರರೇ, ಇವರೊಡನೆ ಕೇಳಿರಿ- ನಿಮ್ಮನ್ನು ನೆಲಜಲಗಳ ಅಂಧಕಾರಗಳಲ್ಲಿ ಅಪಾಯಗಳಿಂದ ರಕ್ಷಿಸುವವನು ಯಾರು? ನೀವು (ಕಷ್ಟಕಾಲದಲ್ಲಿ) ನಡುಗುತ್ತಲೂ ಮೌನವಾಗಿಯೂ ಯಾರೊಡನೆ ಪ್ರಾರ್ಥಿಸುತ್ತೀರಿ? ಈ ಅನಿಷ್ಟದಿಂದ ನಮ್ಮನ್ನು ಪಾರು ಮಾಡಬಿಟ್ಟರೆ ನಾವು ನಿಶ್ಚಯವಾಗಿಯೂ ಕೃತಜ್ಞರಾಗುವೆವೆಂದು ಯಾರೊಡನೆ ಹೇಳುತ್ತೀರಿ?

قُلْ مَنْ يُنَجِّيكُمْ مِنْ ظُلُمَاتِ الْبَرِّ وَالْبَحْرِ تَدْعُونَهُ تَضَرُّعًا وَخُفْيَةً ۗ لَئِنْ أَنْجَبْنَا مِنْ هُنَا لَكَوْنَنَّ مِنَ الشَّاكِرِينَ ۝

64. ಹೇಳಿರಿ- ನಿಮ್ಮನ್ನು ಇದರಿಂದಲೂ ಸಕಲ ವಿಪತ್ತುಗಳಿಂದಲೂ ರಕ್ಷಿಸುವವನು ಅಲ್ಲಾಹ್. ಇಷ್ಟಾಗಿಯೂ ನೀವು ಇತರರನ್ನು ಅವನ ಭಾಗೀದಾರರನ್ನಾಗಿ ಮಾಡುತ್ತೀರಿ.¹⁵

قُلِ اللَّهُ يُنَجِّيكُمْ مِنْهَا وَمِنْ كُلِّ كَرْبٍ ثُمَّ أَنْتُمْ تُشْرِكُونَ ۝

15. ಅರ್ಥಾತ್- ಅಲ್ಲಾಹನೇ ಸರ್ವಾಧಿಕಾರಿಯಾಗಿದ್ದಾನೆ. ಪರಮಾಧಿಕಾರ ಉಳ್ಳವನು ಅವನು ಮಾತ್ರ. ಒಳಿತು-ಕೆಡುಕುಗಳೆಲ್ಲವೂ ಅವನ ನಿಯಂತ್ರಣದಲ್ಲಿವೆ. ಎಲ್ಲರ ವಿಧಿಯೂ ಅವನ ಹಸ್ತದಲ್ಲಿದೆ. ನಿಮ್ಮ ಮನಸ್ಸಿನಲ್ಲೇ ಇದಕ್ಕೆ ಪುರಾವೆಗಳಿವೆ. ನಿಮಗೆ ಕಷ್ಟಕಾಲ ಎದುರಾದಾಗ ಮತ್ತು ಭೌತಿಕ ಆಶ್ರಯಗಳೆಲ್ಲವೂ ಕಳಚಿ ಬೀಳುತ್ತಿರುವುದನ್ನು ಕಂಡಾಗ ನೀವು ದಾರಿಗಾಣದೆ ಅವನಡೆಗೇ ಮರಳುತ್ತೀರಿ. ಆದರೆ ಇಷ್ಟು ಸ್ಪಷ್ಟವಾದ ಲಕ್ಷಣ ಇದ್ದಾಗಲೂ ನೀವು ನಿರಾಧಾರವಾಗಿ ಬೇರೆಯವರನ್ನು ಅವನಿಗೆ ಸಹಭಾಗಿಗಳನ್ನಾಗಿ ಮಾಡಿದಿರಿ. ಅವನ ಜೀವನಾಧಾರದಿಂದ ನೀವು ಬೆಳೆಯುತ್ತೀರಿ. ಆದರೆ ಇತರರನ್ನು ಅನ್ನದಾತರನ್ನಾಗಿ ಮಾಡಿಕೊಳ್ಳುತ್ತೀರಿ. ಅವನ ಅನುಗ್ರಹದಿಂದ ನೀವು ನೆರವು ಪಡೆಯುತ್ತೀರಿ. ಆದರೆ ಬೇರೆಯವರನ್ನು ಸಹಾಯಕರೆಂದು ಕರೆಯುತ್ತೀರಿ. ನೀವು ಅವನ ದಾಸರೇ ಆಗಿದ್ದರೂ ಬೇರೆಯವರ ದಾಸ್ಯ ಕೈಗೊಳ್ಳುತ್ತೀರಿ. ಅವನೇ ನಿಮ್ಮ ಕಷ್ಟಹರಣ ಮಾಡುತ್ತಾನೆ. ಕಷ್ಟಕಾಲದಲ್ಲಿ ಅವನ ಮುಂದೆಯೇ ನೀವು ಮೊರೆಯಿಡುತ್ತೀರಿ. ಆದರೆ ಆ ಘಳಿಗೆ ಕಳೆದರೆ ಇತರರು ನಿಮ್ಮ ಸಂಕಟಹರರಾಗಿ ಮಾರ್ಪಡುತ್ತಾರೆ. ಇತರರ ಹೆಸರಲ್ಲಿಯೇ ನೀವು ಹರಕೆ ಇಡಲಾರಂಭಿಸುತ್ತೀರಿ.

65. ಹೇಳಿರಿ- ನಿಮಗೆ ನಿಮ್ಮ ಮೇಲ್ಭಾಗದಿಂದ ಅಥವಾ ನಿಮ್ಮ ಪಾದಗಳ ಕೆಳಗಿಂದ ಯಾವುದಾದರೂ ಯಾತನೆಯನ್ನು ಎರಗಿಸಿ ಲಿಕ್ಕೂ ಅಥವಾ ನಿಮ್ಮನ್ನು ಪಂಗಡಗಳನ್ನಾಗಿ ವಿಭಾಗಿಸಿ, ಒಂದು ಪಂಗಡಕ್ಕೆ ಇನ್ನೊಂದು ಪಂಗಡದ ಬಲದ ಸವಿಯನ್ನು ಉಣಿಸಿ ಲಿಕ್ಕೂ ಅವನು ಶಕ್ತನಾಗಿದ್ದಾನೆ. ಇವರು ವಾಸ್ತವಿಕತೆಯನ್ನು ಅರಿತುಕೊಳ್ಳಲೆಂದು ಯಾವ ರೀತಿಯಲ್ಲಿ ನಾವು, ಪದೇಪದೇ ವಿವಿಧ ರೀತಿಗಳಿಂದ ನಮ್ಮ ನಿದರ್ಶನಗಳನ್ನು ಅವರ ಮುಂದಿರಿಸುತ್ತಿರುವೆ ಎಂಬುದನ್ನು ನೋಡಿರಿ.

قُلْ هُوَ الْقَادِرُ عَلَىٰ أَنْ يَبْعَثَ عَلَيْكُمْ
عَذَابًا مِّنْ قَوْلِكُمْ أَوْ مِنْ تَحْتِ أَرْجُلِكُمْ
أَوْ يَلْبَسَكُمْ شِيْعًا وَيُزَيِّقَ بَعْضَكُمْ
بَعْضًا ۗ أَنْظُرْ كَيْفَ نُصَرِّفُ الْآيَاتِ
لَعَلَّهُمْ يَفْقَهُوْنَ ﴿٥٥﴾

66. ನಿಮ್ಮ ಜನಾಂಗವು ಅದನ್ನು ನಿರಾಕರಿಸುತ್ತಲಿದೆ. ವಸ್ತುತಃ ಅದು ಪರಮಾರ್ಥವಾಗಿರುತ್ತದೆ. ಅವರೊಡನೆ ಹೇಳಿರಿ, "ನಾನು ನಿಮ್ಮ ಮೇಲೆ ಹೊಣೆಗಾರನಾಗಿ ನೇಮಿಸಲ್ಪಟ್ಟಿಲ್ಲ."¹⁶

وَكَذَّبَ بِهِ قَوْمُكَ وَهُوَ الْحَقُّ ۗ قُلْ
لَسْتُ عَلَىٰكُمْ بِوَكَيلٍ ﴿٥٦﴾

67. ಪ್ರತಿಯೊಂದು ವಿಷಯವೂ ಪ್ರಕಟಗೊಳ್ಳುವ ಒಂದು ಕಾಲವು ನಿಶ್ಚಿತವಿದೆ. ಪರಿಣಾಮವು ಸದ್ಯದಲ್ಲೇ ನಿಮಗೆ ಸ್ವತಃ ತಿಳಿದು ಬರುವುದು."

لِكُلِّ نَبَأٍ مُّسْتَقَرٌّ ۖ وَسَوْفَ تَعْلَمُونَ ﴿٥٧﴾

68. ಓ ಪೈಗಂಬರರೇ, ಜನರು ನಮ್ಮ ವಚನಗಳಲ್ಲಿ ದೋಷಾನ್ವೇಷಣೆ ಗೈಯುತ್ತಿರುವುದನ್ನು ನೀವು ಕಂಡಾಗ, ಅವರು ಈ ಮಾತುಕತೆಯನ್ನು ಬಿಟ್ಟು ಬೇರೆ ಮಾತುಗಳಲ್ಲಿ ತೊಡಗುವ ವರೆಗೂ ಅವರ ಬಳಿಯಿಂದ ದೂರ ಸರಿಯಿರಿ. ಒಂದು ವೇಳೆ ಶೈತಾನನು ನಿಮ್ಮನ್ನು ಮರವೆಗೆ ಒಳಪಡಿಸಿದರೆ ನಿಮಗೆ ಈ ಪ್ರಮಾದವು ಮನವರಿಕೆಯಾದ ಬಳಿಕ ಪುನಃ ಇಂತಹ ಅಕ್ರಮಗಳ ಹತ್ತಿರ ಕುಳಿತುಕೊಳ್ಳಬೇಡಿರಿ.

وَإِذَا رَأَيْتَ الَّذِينَ يَخُوضُونَ فِي آيَاتِنَا
فَاعْرُضْ عَنْهُمْ حَتَّىٰ يَخُوضُوا فِي حَدِيثٍ
غَيْرِهِمْ ۗ وَإِمَّا يُنسِيَنَّكَ الشَّيْطَانُ فَلَا تَقْعُدْ
بَعْدَ الذِّكْرِ مَعَ الْقَوْمِ الظَّالِمِينَ ﴿٥٨﴾

69. ಅವರ ಲೆಕ್ಕದಲ್ಲಿರುವ ಯಾವ ವಿಷಯದ ಹೊಣೆಗಾರಿಕೆಯೂ ಧರ್ಮನಿಷ್ಠರ ಮೇಲಿಲ್ಲ. ಆದರೆ ಅವರು ಅಪರಾಧ ನೀತಿಯಿಂದ ದೂರ ಸರಿಯಬಹುದೆಂದುಕೊಂಡು ಉಪದೇಶ ಮಾಡುವುದು ಅವರ ಕರ್ತವ್ಯವಾಗಿದೆ.

وَمَا عَلَى الَّذِينَ يَتَّقُونَ مِنْ حِسَابِهِمْ مِنْ
شَيْءٍ ۚ وَلَٰكِنْ ذِكْرَىٰ لَعَلَّهُمْ يَتَّقُونَ ﴿٥٩﴾

70. ತಮ್ಮ 'ಧರ್ಮ'ವನ್ನು ಆಟ-ವಿನೋದಗಳನ್ನಾಗಿ ಮಾಡಿಕೊಂಡವರನ್ನೂ ಇಹಜೀವನದಿಂದಾಗಿ ವಂಚನೆಗೊಳಗಾದವರನ್ನೂ ಬಿಟ್ಟು

وَذَرِ الَّذِينَ اتَّخَذُوا دِينَهُمْ لُحُوبًا ۚ كُهُولًا
وَعَرَّتْهُمْ الْحَيَاةُ الدُّنْيَا وَذَكَّرْنَا بِهِ

16. ಅರ್ಥಾತ್- ನೀವು ನೋಡದೆ ಇರುವುದನ್ನು ಬಲವಂತದಿಂದ ನಿಮಗೆ ತೋರಿಸುವುದು ಅಥವಾ ನೀವು ತಿಳಿಯದೇ ಇರುವುದನ್ನು ಒತ್ತಾಯಪೂರ್ವಕ ತಿಳಿಯಪಡಿಸುವುದು ನನ್ನ ಜಾಯಮಾನವಲ್ಲ. ಅಂತೆಯೇ ನೀವು ನೋಡಿ ತಿಳಿದುಕೊಳ್ಳದಿದ್ದರೆ ನಿಮ್ಮ ಮೇಲೆ ಯಾತನೆ ಎರಗುವಂತೆ ಮಾಡುವುದೂ ನನ್ನ ಕೆಲಸವಲ್ಲ.

ಬಿಡಿರಿ. ಆದರೆ ಈ ಕುರ್‌ಆನನ್ನು ಕೇಳಿಸುತ್ತಾ, ಯಾರೂ ತನ್ನ ಸ್ವಂತ ಕರ್ಮದ ಫಲವಾಗಿ ವಿಪತ್ತಿಗೆ ಸಿಲುಕದಂತೆ ಬೋಧನೆ ಮತ್ತು ಎಚ್ಚರಿಕೆ ನೀಡಿರಿ. ಹಾಗೆ ಸಿಲುಕಿಕೊಂಡಾಗ ಅವನನ್ನು ಅಲ್ಲಾಹನಿಂದ ರಕ್ಷಿಸುವ ಯಾವ ರಕ್ಷಕಮಿತ್ರನೂ ಶಿಫಾರಸು ದಾರನೂ ಇರಲಾರನು. ಅವನು ತನಗೆ ಸಾಧ್ಯವಿರುವ ಎಲ್ಲವನ್ನೂ ಪರಿಹಾರವಾಗಿ ಕೊಟ್ಟು ಬಿಡುಗಡೆಗೊಳ್ಳಬಯಸಿದರೆ ಅದನ್ನೂ ಅವನಿಂದ ಸ್ವೀಕರಿಸಲಾಗದು. ಏಕೆಂದರೆ ಇಂಥವರು ತಮ್ಮ ಸ್ವಂತ ಗಳಿಕೆಯ ಫಲವಾಗಿ ಹಿಡಿಯಲ್ಪಡುವರು. ಅವರಿಗೆ ಅವರ ಸತ್ಯಧಿಕ್ಕಾರದ ಪ್ರತಿಫಲವಾಗಿ ಕುದಿಯುತ್ತಿರುವ ನೀರು ಕುಡಿಯಲಿಕ್ಕೂ ವೇದನಾಯುಕ್ತ ಯಾತನೆ ಅನುಭವಿಸಲಿಕ್ಕೂ ಸಿಗುವುದು.

71. ಓ ಪೈಗಂಬರರೇ, ಅವರೊಡನೆ ಕೇಳಿರಿ:- ನಾವು ಅಲ್ಲಾಹನನ್ನು ಬಿಟ್ಟು, ನಮಗೆ ಲಾಭವನ್ನಾಗಲಿ, ನಷ್ಟವನ್ನಾಗಲಿ ಉಂಟು ಮಾಡಲಾಗದವರನ್ನು ಕರೆದು ಪ್ರಾರ್ಥಿಸಬೇಕೇ? ಅಲ್ಲಾಹನು ನಮಗೆ ನೇರ ಮಾರ್ಗವನ್ನು ತೋರಿಸಿರುವಾಗ ನಾವೀಗ ಹಿಂದಕ್ಕೆ ಮರಳಬೇಕೇ? ನಾವು ನಮ್ಮ ಸ್ಥಿತಿಯನ್ನು ಮರುಭೂಮಿಯಲ್ಲಿ ಶೈತಾನರಿಂದ ದಾರಿಗಡಿಸಲ್ಪಟ್ಟು "ಇತ್ತ ಬಾ, ಸನ್ಮಾರ್ಗ ಇಲ್ಲಿದೆ" ಎಂದು ತನ್ನ ಸಂಗಡಿಗರು ಕರೆಯುತ್ತಿದ್ದರೂ ಪರಿಭ್ರಾಂತನಾಗಿ ಅಲೆದಾಡುತ್ತಿರುವ ವ್ಯಕ್ತಿಯಂತೆ ಮಾಡಿಕೊಳ್ಳಬೇಕೇ? ಹೇಳಿರಿ - ವಾಸ್ತವದಲ್ಲಿ ಸರಿಯಾದ ಮಾರ್ಗದರ್ಶನವು ಕೇವಲ ಅಲ್ಲಾಹನ ಮಾರ್ಗದರ್ಶನವಾಗಿದೆ. "ವಿಶ್ವದೊಡೆಯನ ಮುಂದೆ ದಾಸ್ಯ-ಅನುಸರಣೆಯೊಂದಿಗೆ ಶಿರಬಾಗಿರಿ,

72. ನಮಾಝನ್ನು ಸಂಸ್ಥಾಪಿಸಿರಿ ಮತ್ತು ಅವನ ಆಜ್ಞೋಲ್ಲಂಘನೆಯಿಂದ ದೂರವಿರಿ. ನೀವು ಅವನ ಕಡೆಗೇ ಒಟ್ಟುಗೂಡಿಸಲ್ಪಡುವಿರಿ" ಎಂದು ನಮಗೆ ಅವನ ಕಡೆಯಿಂದ ಆದೇಶ ಸಿಕ್ಕಿರುತ್ತದೆ.

73. ಭೂಮಿ-ಆಕಾಶಗಳನ್ನು ಸತ್ಯಪೂರ್ಣವಾಗಿ ಸೃಷ್ಟಿಸಿದವನು ಅವನೇ.¹⁷

أَنْ تَبْسَلَ نَفْسٌ بِمَا كَسَبَتْ كَيْسَ لَهَا
مِنْ دُونِ اللَّهِ وَلِيٍّ وَلَا شَفِيعٍ وَإِنْ
تَعَدَلْ كُلٌّ عَدْلًا لَأَيُّوْحَدُمَهَا أُولَئِكَ
الَّذِينَ أُبْسِلُوا بِمَا كَسَبُوا لَهُمْ شَرَابٌ
مِّنْ حَمِيمٍ وَعَذَابٌ أَلِيمٌ بِمَا
كَانُوا يَكْفُرُونَ ﴿٦١﴾

قُلْ أَنْدَعُوا مِنْ دُونِ اللَّهِ مَا لَا يَنْفَعُنَا
وَلَا يَضُرُّنَا وَنُرَدُّ عَلَىٰ أَعْقَابِنَا بَعْدَ إِدْرَائِهِمْ
إِنَّ اللَّهَ كَالَّذِي اسْتَهْوَتْهُ الشَّيَاطِينُ
فِي الْأَرْضِ حَيْرَانٌ ۚ إِنَّ أَصْحَابَ يَدْعُونَكَ
إِلَى الْهُدَىٰ اغْتِنَاتُ قُلْ إِنْ هَدَىٰ اللَّهُ
هُوَ الْهُدَىٰ وَإِنَّمَا لِنُسَلِّمَنَّ لِلرَّبِّ الْعَلِيِّنَ ﴿٦٢﴾

وَأَنْ أَقِيمُوا الصَّلَاةَ وَآتُوا الزَّكَاةَ وَهُوَ
الَّذِي إِلَيْهِ تُحْشَرُونَ ﴿٦٣﴾

وَهُوَ الَّذِي خَلَقَ السَّمَوَاتِ وَالْأَرْضَ

17. ಅಲ್ಲಾಹನು ಭೂಮಿ-ಆಕಾಶಗಳನ್ನು ಸತ್ಯದೊಂದಿಗೆ ಸೃಷ್ಟಿಸಿದ್ದಾನೆ ಅಥವಾ ದಿಟವಾಗಿ ಸೃಷ್ಟಿಸಿದ್ದಾನೆ ಎಂಬ ಉಲ್ಲೇಖ ಕುರ್‌ಆನಿನಲ್ಲಿ ಅಲ್ಲಲ್ಲಿ ಬಂದಿದೆ. ಅರ್ಥಾತ್, ಭೂಮಿ-ಆಕಾಶಗಳನ್ನು ಕೇವಲ ಆಟ-ವಿನೋದಗಳಿಗಾಗಿ ಸೃಷ್ಟಿಸಲಾಗಿಲ್ಲ. ಮನಸ್ಸಿಗೆ ಬಂದಷ್ಟು ಹೊತ್ತು ಆಟವಾಡಿ ಅನಂತರ ಮುರಿದು ಬಿಸಾಕುವಂತಹ ಮಕ್ಕಳ ಆಟಿಕೆ ಇದಲ್ಲ. ಇದು ಯುಕ್ತಿಪೂರ್ಣವಾದ ಗಂಭೀರತೆಯಿಂದ ಕೂಡಿದ ಒಂದು ಕೆಲಸವಾಗಿದೆ. ಇದರ ಹಿಂದೆ ಒಂದು ಮಹದುದ್ದೇಶವಿದೆ. ಅದರ ಒಂದು ಘಟ್ಟ ಕಳೆದ ಬಳಿಕ ನಿಸರ್ಗದ ಸೃಷ್ಟಿಕರ್ತ ಅದರ ಪರಿಶೀಲನೆ ನಡೆಸುವುದು ಅನಿವಾರ್ಯವಾಗುತ್ತದೆ. ಅದರ ಪರಿಣಾಮದ ಆಧಾರದಲ್ಲೇ ಮತ್ತೊಂದು ಯುಕ್ತಿ ಬುನಾದಿ ಹಾಕಲಾಗುತ್ತದೆ. ಅಲ್ಲಾಹನು ನಿಸರ್ಗದ ಸಂಪೂರ್ಣ ವ್ಯವಸ್ಥೆಯನ್ನು ಸತ್ಯದ ಭದ್ರ ಬುನಾದಿಗಳೊಂದಿಗೆ ಸೃಷ್ಟಿಸಿದ್ದಾನೆಂಬುದು ಇದರ ಇನ್ನೊಂದು ಅರ್ಥ. ಅದರಲ್ಲಿನ ಪ್ರತಿಯೊಂದು ವಸ್ತುವೂ ನ್ಯಾಯ, ಯುಕ್ತಿ ಮತ್ತು ಸತ್ಯದ ನಿಯಮಗಳಿಗೆ ಬದ್ಧವಾಗಿದೆ. ಮಿಥ್ಯ ವ್ಯವಸ್ಥೆಗೆ ಇಲ್ಲಿ ಬೇರೂರಿ

ಪುನರುತ್ಥಾನವಾಗಬೇಕೆಂದು ಅವನು ಎಂದು ಹೇಳುವನೋ ಅಂದೇ ಅದು ಸಂಭವಿಸುವುದು. ಅವನ ಅಪ್ಪಣೆಯು ಪರಮ ಸತ್ಯ. ಸೂರ್(ಕಹಳೆ) ಊದಲ್ಪಡುವುದು ಸಾರ್ವಭೌಮತೆ ಅವನದ್ದೇ ಆಗಿರುವುದು. ಅವನು ಪರೋಕ್ಷ ಮತ್ತು ಪ್ರತ್ಯಕ್ಷ ಜ್ಞಾನಿ,¹⁸ ಧೀಮಂತ ಮತ್ತು ಸೂಕ್ಷ್ಮಜ್ಞನು.

بِالْحَقِّ ط وَيَوْمَ يَقُولُ لَنْ فَيَكُونُ ط قَوْلُهُ
الْحَقُّ ط وَلَهُ الْمُلْكُ يَوْمَ يُنْفَخُ فِي الصُّورِ ط
عِلْمُ الْغَيْبِ وَالشَّهَادَةُ وَهُوَ الْحَكِيمُ الْخَبِيرُ ۝

74. ಇಬ್‌ರಾಹೀಮ್ ತನ್ನ ತಂದೆ ಆಝರನೊಡನೆ, "ನೀವು ವಿಗ್ರಹಗಳನ್ನು ದೇವರನ್ನಾಗಿ ಮಾಡುತ್ತೀರಾ? ನಾನಂತು ನಿಮ್ಮನ್ನೂ ನಿಮ್ಮ ಜನಾಂಗವನ್ನೂ ವ್ಯಕ್ತವಾದ ಪಥಭ್ರಷ್ಟತೆಯಲ್ಲಿ ಕಾಣುತ್ತಿರುವೆನು" ಎಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ.

وَإِذْ قَالَ إِبْرَاهِيمُ لِأَبِيهِ أَمْرًا اتَّخَذَ
أَصْنَامًا مَا إِلَهَةٌ إِيَّايَ أَرَأَيْتَ إِذْ أَرَمَكَ
فِي ضَلَالٍ مُّبِينٍ ۝

75. ನಾವು ಇಬ್‌ರಾಹೀಮರಿಗೆ ಇದೇ ರೀತಿಯಲ್ಲಿ ಭೂಮಿ-ಆಕಾಶಗಳ ಸಾಮ್ರಾಜ್ಯ ವ್ಯವಸ್ಥೆಯನ್ನು ತೋರಿಸಿಕೊಡುತ್ತಿದ್ದೆವು, ಅವರು ದೃಢವಿಶ್ವಾಸವುಳ್ಳವರಲ್ಲಾಗಬೇಕೆಂದು.

وَكَذَلِكَ نُرَى إِبْرَاهِيمَ مَكُودًا السَّمَوَاتِ
وَ الْأَرْضِ وَ لِيَكُونَ مِنَ الْمُوقِنِينَ ۝

76. ಒಮ್ಮೆ ರಾತ್ರಿ ಕಾಲವು ಅವರನ್ನಾವರಿಸಿದಾಗ ಅವರೊಂದು ನಕ್ಷತ್ರವನ್ನು ಕಂಡರು. "ಇದು ನನ್ನ ಪ್ರಭು" ಎಂದರು. ಆದರೆ ಅದು ಅಸ್ತಮಿಸಿದಾಗ, "ನಾನು ಅಸ್ತಮಿಸುವವರಿಗೆ ಮಾರು ಹೋಗುವುದಿಲ್ಲ" ಎಂದರು.

فَلَمَّا جَنَّ عَلَيْهِ اللَّيْلُ رَأَى الْكَوْكَبَ قَالَ هَذَا
رَبِّيَ فَلَئِمَّا أَفَلَ قَالَ لَا أُحِبُّ الْإِفْلِينَ ۝

77. ಅನಂತರ ಚಂದ್ರನು ಪ್ರಕಾಶಿಸುತ್ತಿರುವುದು ಕಂಡಾಗ, "ಇದು ನನ್ನ ಪ್ರಭು" ಎಂದರು. ಆದರೆ ಅದೂ ಮುಳುಗಿದಾಗ, "ನನ್ನ ಪ್ರಭು ನನಗೆ ಮಾರ್ಗದರ್ಶನವನ್ನೀಯದಿರುತ್ತಿದ್ದರೆ ನಾನೂ ಪಥಭ್ರಷ್ಟರಲ್ಲಾಗುತ್ತಿದ್ದೆ" ಎಂದರು.

فَلَمَّا رَأَى الْقَمَرَ بَازِعًا قَالَ هَذَا رَبِّيَ
فَلَئِمَّا أَفَلَ قَالَ لَيْسَ لِي بِهِ نَصِيحَةٌ رَأَى
لَا كُؤُونََ مِنَ الْقَوْمِ الضَّالِّينَ ۝

78. ತರುವಾಯ ಸೂರ್ಯನನ್ನು ಪ್ರಕಾಶಮಯವಾಗಿ ಕಂಡು, "ಇದೇ ನನ್ನ ಪ್ರಭು; ಇದು ಎಲ್ಲಕ್ಕಿಂತಲೂ ದೊಡ್ಡದಾಗಿದೆ" ಎಂದರು.

فَلَمَّا رَأَى الشَّمْسَ بَازِعَةً قَالَ هَذَا رَبِّيَ

ಬೆಳೆಯಲು ಆಸ್ತದವೇ ಇಲ್ಲ. ಮಿಥ್ಯ ವ್ಯವಸ್ಥೆಯ ವಾಹಕರಿಗೆ ಅಲ್ಲಾಹನು ಒಂದು ಅವಕಾಶವನ್ನು ಕರುಣಿಸಿದರೆ ಬೇರೆ ವಿಷಯ. ಅವರು ತಮ್ಮ ಮಿಥ್ಯ, ಅಕ್ರಮ ಮತ್ತು ದುರ್ಮಾರ್ಗಗಳನ್ನು ಬೆಳೆಸಲು ಸಾಧ್ಯವೇ ಎಂದು ಪ್ರಯತ್ನಿಸಿ ನೋಡಲಿ. ಕೊನೆಗೊಂದು ದಿನ ಭೂಮಿಯು ತನ್ನೊಳಗೆ ಹುದುಗಿರುವ ಮಿಥ್ಯದ ಪ್ರತಿಯೊಂದು ಬೀಜವನ್ನೂ ಕಿತ್ತೆಸೆಯುವುದು. ಈ ಷೈತಾನಿಕ ವ್ಯಕ್ತದ ಪೋಷಣೆ ಮತ್ತು ನೀರಾವರಿಗೆ ನಾನು ಮಾಡಿದ ಪ್ರಯತ್ನವೆಲ್ಲವೂ ವೃಥಾ ನಷ್ಟವಾಯಿತು, ಎಂದು ಕೊನೆಗೆ ಪ್ರತಿಯೊಬ್ಬ ಮಿಥ್ಯದ ವಾಹಕನಿಗೂ ತೋರದೆ ಇರಲಾರದು. ಇದರ ಮೂರನೆಯ ಅರ್ಥವೇನೆಂದರೆ ದೇವನು ಸಕಲ ನಿಸರ್ಗವನ್ನು ಸತ್ಯದ ಆಧಾರದಲ್ಲೇ ಸೃಷ್ಟಿಸಿದ್ದಾನೆ. ತನಗೆ ಅದರ ಮೇಲಿರುವ ಹಕ್ಕಿನ ಆಧಾರದಲ್ಲಿ ಅವನು ಅದನ್ನು ಪರಿಪಾಲಿಸುತ್ತಿದ್ದಾನೆ. ಅವನು ಮಾತ್ರ ತಾನು ಸೃಷ್ಟಿಸಿರುವ ನಿಸರ್ಗದ ಮೇಲೆ ಅಧಿಕಾರ ಹೊಂದಿರುವುದರಿಂದ ಇಲ್ಲಿ ಅವನ ಆಜ್ಞೆಯಷ್ಟೇ ಪಾಲಿಸಲ್ಪಡುತ್ತದೆ. ಬೇರಾರಿಗೂ ಇಲ್ಲಿ ಆಜ್ಞಾಧಿಕಾರವಿಲ್ಲ.

18. ಗೈಬ್: (ಪರೋಕ್ಷ): ಅರ್ಥಾತ್ ಸೃಷ್ಟಿಗಳಿಂದ ಮರೆಯಾಗಿರುವ ಎಲ್ಲಾ ವಿಷಯಗಳು. ಶಹಾದತ್(ಪ್ರತ್ಯಕ್ಷ): ಎಲ್ಲಾ ಸೃಷ್ಟಿಗಳಿಗೂ ಗೋಚರಿಸುವ ಸುವ್ಯಕ್ತ ವಿಷಯಗಳು.

<p>ಆದರೆ ಅದೂ ಅಸ್ತಮಿಸಿದಾಗ ಇಬ್‌ರಾಹೀಮರು ಉದ್ಗರಿಸಿದರು:- "ಓ ನನ್ನ ಜನಾಂಗಬಾಂಧವರೇ, ನೀವು ದೇವನ ಸಹಭಾಗಿ ಯಾಗಿಸುವವುಗಳಿಂದೆಲ್ಲ ನಾನು ವಿರಕ್ತನು."¹⁹</p>	<p>هَذَا أَكْبَرُ فَلَمَّا أَفَلَتْ قَالَ يَقَوْمِ إِنِّي بَرِيءٌ مِمَّا تُشْرِكُونَ ﴿٥٠﴾</p>
<p>79. ನಾನು ಏಕನಿಷ್ಠೆಯಿಂದ ನನ್ನ ಮುಖವನ್ನು ಭೂಮಿ-ಆಕಾಶಗಳನ್ನು ಸೃಷ್ಟಿಸಿದವನ ಕಡೆಗೆ ತಿರುಗಿಸಿದೆನು. ನಾನು ಎಷ್ಟು ಮಾತ್ರಕ್ಕೂ ಅಲ್ಲಾಹನೊಂದಿಗೆ ಸಹಭಾಗಿಗಳನ್ನಾಗಿ ಮಾಡುವವರಲ್ಲಿ ಸೇರಿದವನಲ್ಲ."</p>	<p>إِنِّي وَجَّهْتُ وَجْهِيَ لِلَّذِي فَطَرَ السَّمَوَاتِ وَالْأَرْضَ حَنِيفًا وَمَا أَنَا مِنَ الْمُشْرِكِينَ ﴿٥١﴾</p>
<p>80. ಅವರ ಜನಾಂಗವು ಅವರೊಂದಿಗೆ ಜಗಳಾಡತೊಡಗಿದಾಗ ಅವರು ಆ ಜನಾಂಗದೊಡನೆ, "ನೀವು ಅಲ್ಲಾಹನ ವಿಷಯದಲ್ಲಿ ನನ್ನೊಡನೆ ಜಗಳಾಡುತ್ತೀರಾ? ವಸ್ತುತಃ ಅಲ್ಲಾಹನು ನನಗೆ ಸನ್ಮಾರ್ಗದರ್ಶನ ಮಾಡಿರುತ್ತಾನೆ ಮತ್ತು ನೀವು (ಅಲ್ಲಾಹನೊಂದಿಗೆ) ಸಹಭಾಗಿಗಳನ್ನಾಗಿರಿಸಿಕೊಂಡವರನ್ನು ನಾನು ಭಯಪಡುವುದಿಲ್ಲ. ನನ್ನ ಪ್ರಭು ಇಚ್ಛಿಸಿದುದು ಮಾತ್ರ ಆಗಲು ಸಾಧ್ಯವಿದೆ. ನನ್ನ ಪ್ರಭುವಿನ ಜ್ಞಾನವು ಪ್ರತಿಯೊಂದು ವಸ್ತುವನ್ನಾವರಿಸಿಕೊಂಡಿದೆ. ಇನ್ನೇನು ನೀವು ಎಚ್ಚರಗೊಳ್ಳಲಾರಿರಾ?"²⁰</p>	<p>وَحَاجَّةٌ قَوْمُهُ قَالَ أَتُحَاجُّونِي فِي اللَّهِ وَقَدْ هَدَىٰنَا وَلَا آخِئَاتٌ مَّا تُشْرِكُونَ بِهِ إِلَّا أَنْ يَشَاءَ رَبِّي شَيْئًا وَسِعَ رَبِّي كُلَّ شَيْءٍ عِلْمًا أَفَلَا تَتَذَكَّرُونَ ﴿٥٢﴾</p>
<p>81. ಅಲ್ಲಾಹನು ಯಾವ ಆಧಾರ ಪ್ರಮಾಣವನ್ನೂ ಇಳಿಸದ ವಸ್ತುಗಳನ್ನು ಅಲ್ಲಾಹನೊಂದಿಗೆ ದೇವತ್ವದಲ್ಲಿ ಸಹಭಾಗಿಗಳನ್ನಾಗಿ ಮಾಡಲು ನೀವು ಭಯಪಡುವುದಿಲ್ಲ. ಹೀಗಿರುತ್ತ ನೀವು ಅಲ್ಲಾಹನೊಂದಿಗೆ ಸಹಭಾಗಿಗಳನ್ನಾಗಿಸಿದವುಗಳನ್ನು ನಾನೇಕೆ ಭಯಪಡಲಿ? ನಮ್ಮೆರಡು ಪಂಗಡಗಳ ಪೈಕಿ ಹೆಚ್ಚು ನಿರ್ಭಯತೆ ಮತ್ತು ಮನಶ್ಯಾಂತಿಗೆ ಅರ್ಹರು ಯಾರು? ನೀವು ಬಲ್ಲವರಾಗಿದ್ದರೆ ಹೇಳಿರಿ.</p>	<p>وَكَيفَ آخِئَاتٌ مَّا أَشْرَكْتُمْ وَلَا تَخَافُونَ أَنكُمُ أَشْرَكْتُمْ بِاللَّهِ مَا لَمْ يُنَزَّلْ بِهِ عَلَيْكُمْ سُلْطَانًا فَأَيُّ الْفَرِيقَيْنِ أَحَقُّ بِالْأَمْرِ إِنْ كُنْتُمْ تَعْلَمُونَ ﴿٥٣﴾</p>
<p>82. ವಾಸ್ತವದಲ್ಲಿ ಯಾರು ವಿಶ್ವಾಸವಿಟ್ಟು ತಮ್ಮ ವಿಶ್ವಾಸವನ್ನು ಅಕ್ರಮದೊಂದಿಗೆ ಕಲುಷಿತ ಗೊಳಿಸದಿರುವರೋ ಅವರಿಗೇ ಶಾಂತಿ ಇದೆ ಮತ್ತು ಅವರು ಮಾತ್ರ ಸನ್ಮಾರ್ಗದಲ್ಲಿರುತ್ತಾರೆ."</p>	<p>الَّذِينَ آمَنُوا وَلَمْ يَلْبِسُوا إِيمَانَهُمْ بِظُلْمٍ أُولَٰئِكَ لَهُمُ الْأَمْنُ وَهُمْ مُهْتَدُونَ ﴿٥٤﴾</p>
<p>19. ಇಲ್ಲಿ ಹ. ಇಬ್‌ರಾಹೀಮ್‌ರನ್ನು(ಅ) ಅವರ ಪ್ರವಾದಿತ್ವಕ್ಕೆ ಮೊದಲು ವಾಸ್ತವಿಕತೆಯೆಡೆಗೆ ತಲುಪಲು ಕಾರಣವಾದ ಅವರ ಆರಂಭದ ಚಿಂತನಾಶೈಲಿಯನ್ನು ಪ್ರಸ್ತಾಪಿಸಲಾಗಿದೆ. ಎಲ್ಲೆಡೆಯೂ ಬಹುದೇವಾರಾಧನೆಯೇ ಆವರಿಸಿಕೊಂಡಿರುವ ವಾತಾವರಣದಲ್ಲಿ ಜನಿಸಿದ, ಬುದ್ಧಿಸ್ತಿಮಿತದಲ್ಲಿರುವ ವಿಚಾರ ಪೂರ್ಣವಾದ ಓರ್ವ ವ್ಯಕ್ತಿ ನಿಸರ್ಗದ ದೃಷ್ಟಾಂತಗಳನ್ನು ನೋಡಿ ಅವುಗಳ ಬಗ್ಗೆ ಸರಿಯಾದ ಚಿಂತನೆ ನಡೆಸಿ ವಾಸ್ತವಿಕತೆಯನ್ನು ಅರಿಯುವಲ್ಲಿ ಸಫಲನಾದ ರೀತಿಯನ್ನು ಇಲ್ಲಿ ವರ್ಣಿಸಲಾಗಿದೆ.</p> <p>20. ಮೂಲದಲ್ಲಿ 'ತದಕ್ಕೂರ್' ಎಂಬ ಪದ ಪ್ರಯೋಗವಾಗಿದೆ. ಅರ್ಥಾತ್ ಅಲಕ್ಷ್ಯ ಮತ್ತು ಮರೆಗುಳಿತನಕ್ಕೆ ಈಡಾಗಿರುವ ವ್ಯಕ್ತಿ ಜಾಗೃತನಾಗಿ ತಾನು ಅಲಕ್ಷ್ಯವಾಗಿರುವುದು ಯಾವುದರ ಬಗ್ಗೆ ಎಂದು ತಿಳಿದುಕೊಳ್ಳುವುದಾಗಿದೆ. ಆದ್ದರಿಂದ 'ಅಫಲಾ ತದಕ್ಕೂರ್' ಎಂಬುದನ್ನು ನಾವು 'ನೀವು ಎಚ್ಚರಗೊಳ್ಳಲಾರಿರಾ?' ಎಂದು ಅನುವಾದಿಸಿದ್ದೇವೆ.</p>	

83. ನಾವು ಇಬ್ಬರಾಹೀಮರಿಗೆ ಅವರ ಜನಾಂಗದವರು ದಯೆ ಪಾಲಿಸಿದ್ದ ಆಧಾರ ಪ್ರಮಾಣ ಇದೇ ಆಗಿತ್ತು. ನಾವು ನಮಗಿಷ್ಟ ಬಂದವರಿಗೆ ಉನ್ನತ ಪದವಿಗಳನ್ನು ದಯಪಾಲಿಸುತ್ತೇವೆ. ವಾಸ್ತವದಲ್ಲಿ ನಿಮ್ಮ ಪ್ರಭು ಪರಮ ಧೀಮಂತನೂ ಸರ್ವಜ್ಞನೂ ಆಗಿರುತ್ತಾನೆ.

وَتِلْكَ حُجَّتُنَا آتَيْنَاهَا إِبْرَاهِيمَ عَلَى قَوْمِهِ
نَرْفَعُ دَرَجَاتٍ مَّنْ نَّشَاءُ إِنَّ رَبَّكَ
حَكِيمٌ عَلِيمٌ ﴿٨٣﴾

84. ಮುಂದೆ ನಾವು ಇಬ್ಬರಾಹೀಮರಿಗೆ ಇಸ್ರಾಹಾಕ್ ಮತ್ತು ಯಾಕೂಬರಂಥ ಸಂತತಿಗಳನ್ನು ನೀಡಿದೆವು. ಪ್ರತಿಯೊಬ್ಬರಿಗೂ ಸನ್ಮಾರ್ಗದರ್ಶನ ಮಾಡಿದೆವು. ಅದಕ್ಕಿಂತ ಮುಂಚೆ ನೂಹರಿಗೆ ತೋರಿಸಿದ್ದ (ಮಾರ್ಗವೇ ಅದಾಗಿತ್ತು) ಮತ್ತು ಅವರದೇ ಪೀಳಿಗೆಯಿಂದ ನಾವು ದಾವೂದ್, ಸುಲೈಮಾನ್, ಅಯ್ಯೂಬ್, ಯೂಸುಫ್, ಮೂಸಾ ಮತ್ತು ಹಾರೂನರಿಗೆ (ಸನ್ಮಾರ್ಗ ನೀಡಿದೆವು.) ಈ ರೀತಿ ನಾವು ಸಜ್ಜನರಿಗೆ ಅವರ ಸತ್ಕರ್ಮದ ಫಲ ನೀಡುತ್ತೇವೆ.

وَوَهَبْنَا لِكُلِّ سُلُطَانٍ مِّنْهُمْ
دَاوُدَ وَسُلَيْمَانَ وَأَيُّوبَ وَيُوسُفَ وَمُوسَى
وَهَارُونَ وَكَذَلِكَ نَجْزِي الْمُحْسِنِينَ ﴿٨٤﴾

85. (ಅವರ ವಂಶದಿಂದಲೇ) ಝಕರಿಯಾ, ಯಹ್ಯಾ, ಈಸಾ ಮತ್ತು ಇಲ್ಯಾಸರಿಗೆ (ಮಾರ್ಗದರ್ಶನ ಮಾಡಿದೆವು.) ಅವರೆಲ್ಲರೂ ಸಜ್ಜನರಾಗಿದ್ದರು.

وَزَكَرِيَّا وَيَحْيَى وَعِيسَى وَإِسْحَاقَ
مِنَ الصَّالِحِينَ ﴿٨٥﴾

86. (ಅವರದೇ ಸಂತಾನದಿಂದ) ಇಸ್ಮಾಈಲ್, ಅಲೆಯಸಲ್, ಯೂನುಸ್ ಮತ್ತು ಲೂತರಿಗೆ (ಸನ್ಮಾರ್ಗದರ್ಶನ ಮಾಡಿದೆವು.) ಅವರಲ್ಲಿ ಪ್ರತಿಯೊಬ್ಬರಿಗೆ ನಾವು ಸಕಲ ಜಗತ್ತಿನವರ ಮೇಲೆ ಶ್ರೇಷ್ಠತೆ ಪ್ರದಾನ ಮಾಡಿದೆವು.

وَإِسْمَاعِيلَ وَالْيَسَعَ وَيُونُسَ وَلُوطَ وَ
كُلًّا فَضَّلْنَا عَلَى الْعَالَمِينَ ﴿٨٦﴾

87. ಮಾತ್ರವಲ್ಲದೆ ಅವರ ಪೂರ್ವಜರು, ಅವರ ಮಕ್ಕಳು ಮತ್ತು ಅವರ ಬಂಧುಬಳಗದವರಲ್ಲಿ ಅನೇಕರನ್ನು ನಾವು ಅನುಗ್ರಹಿಸಿದೆವು. ಅವರನ್ನು ನಮ್ಮ ಸೇವೆಗಾಗಿ ಆಯ್ಕೆಕೊಂಡೆವು ಮತ್ತು ಅವರಿಗೆ ಸನ್ಮಾರ್ಗದರ್ಶನ ನೀಡಿದೆವು.

وَمِنَ آبَائِهِمْ وَذُرِّيَّاتِهِمْ وَإِخْوَانِهِمْ
وَاجْتَبَيْنَاهُمْ وَهَدَيْنَاهُمْ إِلَى صِرَاطٍ مُسْتَقِيمٍ ﴿٨٧﴾

88. ಅಲ್ಲಾಹನ ಮಾರ್ಗದರ್ಶನವಿದು. ತನ್ನೂಲಕ ಅವನು ತನ್ನ ದಾಸರ ಪೈಕಿ ತನಗಿಷ್ಟ ಬಂದವರಿಗೆ ಸನ್ಮಾರ್ಗದರ್ಶನ ಮಾಡುತ್ತಾನೆ. ಆದರೆ, ಅವರೆಲ್ಲಾದರೂ 'ದೇವ ಸಹಭಾಗಿತ್ವ' ಮಾಡುತ್ತಿದ್ದರೆ ಅವರು ಮಾಡಿದ್ದೆಲ್ಲ ವ್ಯರ್ಥವಾಗುತ್ತಿತ್ತು.

ذَلِكَ هُدَى اللَّهِ يَهْدِي بِهِ مَنْ يَشَاءُ
مَنْ عَبَدَهُ طُغُوًّا أَشْرَكُوا لِحَيْثُ عَنْهُمْ
مَا كَانُوا يَعْمَلُونَ ﴿٨٨﴾

89. ಅವರನ್ನೇ ನಾವು ಗ್ರಂಥ, ಹುಕ್ಮ (ಶಾಸನಾಧಿಕಾರ) ಮತ್ತು

أُولَئِكَ الَّذِينَ آتَيْنَاهُمُ الْكِتَابَ وَالْحُكْمَ

ಪ್ರವಾದಿತ್ಯ ನೀಡಿ ಅನುಗ್ರಹಿಸಿದ್ದೆವು.²¹ ಇದೀಗ ಇವರು ಇದನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತಿರುವುದಾದರೆ, (ಚಿಂತಿಲ್ಲ) ನಾವು ಈ 'ಭವ್ಯ ಕೊಡುಗೆ'ಯನ್ನು, ಅದನ್ನು ನಿರಾಕರಿಸದ ಇತರ ಕೆಲವರಿಗೆ ಒಪ್ಪಿಸಿದ್ದೇವೆ.

90. ಓ ಪೈಗಂಬರರೇ ಅವರೇ ಅಲ್ಲಾಹನ ವತಿಯಿಂದ ಸನ್ಮಾರ್ಗ ಹೊಂದಿದವರಾಗಿದ್ದರು. ನೀವು ಅವರ ಮಾರ್ಗದಲ್ಲೇ ನಡೆಯಿರಿ ಮತ್ತು "ನಾನು (ಧರ್ಮಪ್ರಚಾರ ಮತ್ತು ಸನ್ಮಾರ್ಗದರ್ಶನದ) ಈ ಕಾರ್ಯಕ್ಕಾಗಿ ನಿಮ್ಮಿಂದ ಯಾವುದೇ ಪ್ರತಿಫಲವನ್ನು ಅಪೇಕ್ಷಿಸುವುದಿಲ್ಲ. ಇದು ಸಕಲ ಜಗತ್ತಿನವರಿಗಿರುವ ಒಂದು ಸಾರ್ವತ್ರಿಕ ಉಪದೇಶವಾಗಿರುತ್ತದೆ" ಎಂದು ಹೇಳಿರಿ.

91. ಇವರು ಅಲ್ಲಾಹನು ಯಾವ ಮಾನವನ ಮೇಲೂ ಏನನ್ನೂ ಅವತೀರ್ಣಗೊಳಿಸಿಲ್ಲವೆಂದು ಹೇಳುವಾಗ ಅಲ್ಲಾಹನ ಮಹಾನತೆಯನ್ನು ಚೆನ್ನಾಗಿ ಗ್ರಹಿಸಲಿಲ್ಲ. ಇವರೊಡನೆ ಕೇಳಿ-ಮೂಸಾ ತಂದಿದ್ದ ಗ್ರಂಥ ಅದು ಸಕಲ ಮಾನವರಿಗಾಗಿ ಪ್ರಕಾಶವೂ ಮಾರ್ಗದರ್ಶನವೂ ಆಗಿತ್ತು. ಅದನ್ನು ನೀವು ಚೂರು ಚೂರುಗಳನ್ನಾಗಿ ಮಾಡಿಡುತ್ತೀರಿ. ಕೆಲವನ್ನು ತೋರಿಸಿ ಅಧಿಕಾಂಶವನ್ನು ಬಚ್ಚಿಡುತ್ತೀರಿ. ಅದರ ಮೂಲಕ ನೀವೂ ನಿಮ್ಮ ಪೂರ್ವಜರೂ ಅರಿತಿರದ ಜ್ಞಾನ ನಿಮಗೆ ನೀಡಲ್ಪಟ್ಟಿತ್ತು. ಅದನ್ನು ಅವತೀರ್ಣಗೊಳಿಸಿದವನಾದರೂ ಯಾರು?²² ಅಲ್ಲಾಹ್ ಎಂದು ಮಾತ್ರ ಹೇಳಿಬಿಡಿರಿ. ಸಾಕು, ಅನಂತರ ಅವರನ್ನು ತಮ್ಮ ಕುತರ್ಕಗಳೊಂದಿಗೆ ಆಡುತ್ತಿರಲು ಬಿಡಿರಿ.

92. (ಆ ಗ್ರಂಥದಂತೆಯೇ) ಇದು ನಾವು ಇಳಿಸಿರುವ ಇನ್ನೊಂದು ಗ್ರಂಥವಾಗಿದೆ, ಅತ್ಯಂತ ಶುಭ ಸಮೃದ್ಧಿಯುಳ್ಳದ್ದಾಗಿದೆ. ಇದಕ್ಕಿಂತ ಮುಂಚೆ ಬಂದುದನ್ನು ದೃಢೀಕರಿಸುತ್ತದೆ; ಇದರ ಮೂಲಕ

وَالسُّبُورَةَ فَإِنْ يَكْفُرْ بِهَا هُوكًا فَقَدْ
وَكَلْنَا بِهَا قَوْمًا لَيَسُوًّا بِهَا يَكْفُرِينَ ﴿١٠﴾

أُولَئِكَ الَّذِينَ هَدَى اللَّهُ فَبِهِدَاهُمْ
اِقْتَدِرْهُ طُلُوقًا لَكُمْ عَلَيْهِ أَجْرًا
إِنْ هُوَ إِلَّا ذِكْرٌ لِلْعَالَمِينَ ﴿١١﴾

وَمَا قَدَرُوا اللَّهَ حَقَّ قَدْرِهِ إِذْ قَالُوا
مَا أَنْزَلَ اللَّهُ عَلَى بَشَرٍ مِنْ شَيْءٍ طُلُوقًا
مَنْ أَنْزَلَ الْكِتَابَ الَّذِي جَاءَ بِهِ مُوسَى
نُورًا وَهُدًى لِلنَّاسِ تَجْعَلُونَهُ قُرْآنًا طَيِّبًا
تُبَدُّوْنَهَا وَتُخْفُونَ كَثِيرًا وَعَلَيْكُمْ مَالُكُمْ
تَعْلَمُونَ أَنْتُمْ وَلَا آبَاؤُكُمْ قُلِ اللَّهُ
شَمَّ ذُرَّهُمْ فِي خَوْضِهِمْ يَلْعَبُونَ ﴿١٢﴾

وَهَذَا كِتَابٌ أَنْزَلْنَاهُ مُبَارَكٌ مُصَدِّقٌ
الَّذِي بَيْنَ يَدَيْهِ وَلِتُنذِرَ أُمَّ الْقُرَى

21. ಇಲ್ಲಿ ಪ್ರವಾದಿಗಳಿಗೆ ಮೂರು ವಸ್ತುಗಳನ್ನು ದಯಪಾಲಿಸಲಾದ ಪ್ರಸ್ತಾವವಿದೆ. ಮೊದಲನೆಯದಾಗಿ ಗ್ರಂಥ ಅಥವಾ ಸನ್ಮಾರ್ಗದರ್ಶನ, ಎರಡನೆಯದಾಗಿ ಹುಕ್ಮ್ ಅರ್ಥಾತ್ ಸನ್ಮಾರ್ಗದರ್ಶನದ ಬಗ್ಗೆ ಸರಿಯಾದ ಪರಿಜ್ಞಾನ. ಅದರ ತತ್ವಗಳನ್ನು ಜೀವನದ ವ್ಯವಹಾರಗಳಿಗೆ ಅನ್ವಯಗೊಳಿಸುವ ಅರ್ಹತೆ ಮತ್ತು ಜೀವನದ ಸಮಸ್ಯೆಗಳ ಬಗ್ಗೆ ನಿರ್ಣಾಯಕ ಅಭಿಪ್ರಾಯ ತಾಳುವ ದೇವದತ್ತ ಸಾಮರ್ಥ್ಯ. ಮೂರನೆಯದಾಗಿ ಪ್ರವಾದಿತ್ಯ. ಅರ್ಥಾತ್ ಸನ್ಮಾರ್ಗದರ್ಶನದ ಆಧಾರದಲ್ಲಿ ಅಲ್ಲಾಹನ ಸೃಷ್ಟಿಗಳಿಗೆ ಮಾರ್ಗದರ್ಶನ ಮಾಡುವ ಪದವಿ.
22. ಈ ಉತ್ತರವನ್ನು ಯಹೂದಿಯರಿಗೆ ನೀಡಲಾಗುತ್ತಿರುವುದರಿಂದ ಮೂಸಾರ(ಅ) ಮೇಲೆ ತಾರಾತನ್ನು ಅವತೀರ್ಣಗೊಳಿಸಿರುವುದನ್ನು ಆಧಾರ ರೂಪದಲ್ಲಿ ಸಮರ್ಪಿಸಲಾಗುತ್ತಿದೆ. ಏಕೆಂದರೆ ಅದನ್ನು ಅವರು ಸ್ವತಃ ಸಮ್ಮತಿಸುತ್ತಿದ್ದರು. ಹ. ಮೂಸಾರ(ಅ) ಮೇಲೆ ತಾರಾತ್ ಅವತೀರ್ಣಗೊಂಡಿತ್ತು ಎಂಬ ಅವರ ವಿಶ್ವಾಸವು, ದೇವನು ಯಾವುದೇ ಮನುಷ್ಯರ ಮೇಲೆ ಏನನ್ನೂ ಅವತೀರ್ಣಗೊಳಿಸಿಲ್ಲ ಎಂಬ ಅವರ ಮಾತನ್ನು ಅಲ್ಲಗಳೆಯಲು ಪರ್ಯಾಪ್ತವಿದೆ. ಕನಿಷ್ಠಪಕ್ಷ ಮನುಷ್ಯನ ಮೇಲೆ 'ದೇವವಾಣಿ' ಅವತೀರ್ಣಗೊಳ್ಳುತ್ತದೆ ಮತ್ತು ಅವತೀರ್ಣಗೊಂಡಿದೆ ಎಂದು ಇದರಿಂದ ವ್ಯಕ್ತವಾಗುತ್ತದೆ.

ನೀವು ಈ ಕೇಂದ್ರ ನಗರ (ಅರ್ಥಾತ್ ಮಕ್ಕಾ) ಮತ್ತು ಇದರ ಸುತ್ತಮುತ್ತಲಿನ ನಿವಾಸಿಗಳಿಗೆ ಎಚ್ಚರಿಕೆ ನೀಡಲಿಕ್ಕಾಗಿ ಅವತೀರ್ಣಗೊಳಿಸಲ್ಪಟ್ಟಿರುತ್ತದೆ. ಪರಲೋಕದ ಮೇಲೆ ವಿಶ್ವಾಸವಿಡುವವರು ಈ ಗ್ರಂಥದ ಮೇಲೆ ವಿಶ್ವಾಸವಿರಿಸುತ್ತಾರೆ ಮತ್ತು ಅವರು ತಮ್ಮ ನಮಾಝನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ.

93. ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸುವವನಿಗಿಂತ ಅಥವಾ ತನ್ನ ಮೇಲೆ ಯಾವುದೇ 'ದಿವ್ಯವಾಣಿ' ಅವತೀರ್ಣವಾಗಿರದಿದ್ದರೂ ನನಗೆ 'ದಿವ್ಯವಾಣಿ' ಬಂದಿದೆಯೆನ್ನವನಿಗಿಂತ ಅಥವಾ ಅಲ್ಲಾಹನು ಅವತೀರ್ಣಗೊಳಿಸಿರುವುದಕ್ಕೆ ಎದುರಾಗಿ ನಾನೂ ಇಂತಹದನ್ನು ಅವತೀರ್ಣಗೊಳಿಸಿ ತೋರಿಸಿ ಬಿಡುವೆನು ಎನ್ನುವವನಿಗಿಂತ ಹಿರಿಯ ಅಕ್ರಮಿ ಇನ್ನಾರಿದ್ದಾನೆ? ಅಕಟ! ನೀವು ಅಕ್ರಮಿಗಳನ್ನು, ಅವರು ಮರಣ ಸಂಕಟದಲ್ಲಿ ಮುಳುಗೇಳುತ್ತಿರುವ ಮತ್ತು ದೇವಚರರು ಕೈ ಚಾಚುತ್ತ, "ತನ್ನಿರಿ, ನಿಮ್ಮ ಪ್ರಾಣವನ್ನು ಹೊರ ತೆಗೆಯಿರಿ. ನೀವು ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸಿ ವೃಥಾ ಒದರುತ್ತಿದ್ದುದರ ಹಾಗೂ ಅವನ ನಿದರ್ಶನಗಳ ವಿರುದ್ಧ ಉದ್ಭಟನ ತೋರುತ್ತಿದ್ದುದರ ಫಲವಾಗಿ ಇಂದು ನಿಮಗೆ ಅಪಮಾನಕರ ಶಿಕ್ಷೆ ನೀಡಲಾಗುವುದು" ಎಂದು ಹೇಳುತ್ತಿರುವ ಸ್ಥಿತಿಯಲ್ಲಿ ನೋಡಲು ಶಕ್ತರಾಗುತ್ತಿದ್ದರೆ!

94. (ಅಲ್ಲಾಹ್ ಅಂದು ಹೀಗೆ ಹೇಳುವನು:) ಇದೋ ನಾವು ನಿಮ್ಮನ್ನು ಪ್ರಥಮ ಬಾರಿ ಒಬ್ಬಂಟಿಗರನ್ನಾಗಿ ಸೃಷ್ಟಿಸಿದಂತೆಯೇ ನೀವೀಗ ಒಬ್ಬಂಟಿಗರಾಗಿ ನಮ್ಮ ಮುಂದೆ ಹಾಜರಾಗಿಬಿಟ್ಟಿರಿ. ನಾವು ನಿಮಗೆ ಇಹಲೋಕದಲ್ಲಿ ಕೊಟ್ಟಿದ್ದುದನ್ನೆಲ್ಲ ನೀವು ಬಿಟ್ಟು ಬಂದಿರಿ. ಈಗ ನಿಮ್ಮೊಂದಿಗೆ ನಿಮ್ಮ ಕಾರ್ಯನಿರ್ವಹಣೆಯಲ್ಲಿ ಯಾರ ಪಾಲಿದೆಯೆಂದು ನೀವು ತಿಳಿದುಕೊಂಡಿದ್ದೀರೋ ಆ ನಿಮ್ಮ ಶಿಫಾರಸುದಾರರನ್ನು ನಾವು ಇಲ್ಲಿ ಕಾಣುತ್ತಿಲ್ಲ. ನಿಮ್ಮ ಪರಸ್ಪರ ಸಂಬಂಧಗಳು ಮುರಿದು ಹೋದವು. ನೀವು ಅಭಿಮಾನ ವಿರಿಸಿಕೊಂಡಿದ್ದವರೆಲ್ಲರೂ ನಿಮ್ಮಿಂದ ಮಾಯವಾಗಿಬಿಟ್ಟರು.

95. ಕಾಳು ಮತ್ತು ಗೊರಟನ್ನು ಸೀಳುವವನು ಅಲ್ಲಾಹ್.²³ ಅವನೇ ಸಜೀವಿಯನ್ನು ನಿರ್ಜೀವಿಯಿಂದ ಹೊರತೆಗೆಯುತ್ತಾನೆ ಮತ್ತು ನಿರ್ಜೀವಿಯನ್ನು ಸಜೀವಿಯಿಂದ ಹೊರತರುವವನಾಗಿರುತ್ತಾನೆ.²⁴

وَمَنْ حَوْلَهَا وَالَّذِينَ يُؤْمِنُونَ بِالْآخِرَةِ
يُؤْمِنُونَ بِهِ وَهُمْ عَلَى صَلَاتِهِمْ يُحَافِظُونَ ﴿١٠﴾

وَمَنْ أَظْلَمُ مِمَّنِ افْتَرَىٰ عَلَى اللَّهِ كَذِبًا
أَوْ قَالَ أُوحِيَ إِلَيَّ وَلَمْ يُوحَ إِلَيْهِ شَيْءٌ
وَمَنْ قَالَ سَأُنزِلُ مِثْلَ مَا أَنْزَلَ اللَّهُ
وَلَوْ تَرَىٰ إِذِ الظَّالِمُونَ فِي غَمَرَاتِ الْمَوْتِ
وَالْمَلَائِكَةُ بَاسِطُو أَيْدِيهِمْ أَخْرَجُوا
أَنْفُسَهُمْ الْيَوْمَ تُجْرُونَ وَعَذَابُ اللَّهِ
بِمَا كُنْتُمْ تَفْعَلُونَ عَلَى اللَّهِ غَيْرُ الْحَقِّ
وَكَفْتُمْ عَنْ آيَاتِهِ تَسْتَكْبِرُونَ ﴿١١﴾

وَلَقَدْ جَعَلْنَا فِرْعَادِي كَمَا خَلَقْنَاكُمْ أَوَّلَ
مَرَّةٍ وَتَرَكْتُمْ مَا خَوَّلْنَاكُمْ وَرَاءَ ظُهُورِكُمْ
وَمَا نَرَىٰ مَعَكُمْ شُفَعَاءَ الَّذِينَ زَعَمْتُمْ
أَنَّهُمْ فِيكُمْ شُرَكَاءُ لَقَدْ تَقَطَّعَ بَيْنَكُمْ
وَضَلَّ عَنْكُمْ مَا كُنْتُمْ تَزْعُمُونَ ﴿١٢﴾

إِنَّ اللَّهَ فَالِقُ الْحَبِّ وَالنَّوَىٰ يُخْرِجُ الْحَيَّ
مِنَ الْمَيِّتِ وَمُخْرِجُ الْمَيِّتِ مِنَ الْحَيِّ ﴿١٣﴾

23. ಅರ್ಥಾತ್- ಭೂತಳದಲ್ಲಿ ಬೀಜ ಟಿಸಲೊಡೆದು ಮೊಳಕೆ ಹೊರಬರುವಂತೆ ಮಾಡುವವನು.

24. ನಿರ್ಜೀವಿಯಿಂದ ಸಜೀವಿಯನ್ನು ಹೊರತರುವುದೆಂದರೆ ನಿರ್ಜೀವ ವಸ್ತುವಿನಿಂದ ಸಜೀವ ಸೃಷ್ಟಿಗಳನ್ನು ಸೃಷ್ಟಿಸುವುದು. ನಿರ್ಜೀವಿಯನ್ನು ಸಜೀವಿಯಿಂದ ಹೊರತೆಗೆಯುವುದೆಂದರೆ ಸಜೀವ ದೇಹಗಳಿಂದ ನಿರ್ಜೀವ ಪದಾರ್ಥಗಳನ್ನು ಹೊರತರುವುದು.

ಈ ಎಲ್ಲ ಕಾರ್ಯಗಳನ್ನು ಮಾಡುವವನಂತು ಅಲ್ಲಾಹ್.
ಹೀಗಿರುತ್ತ ನೀವೆತ್ತ ದಾರಿತಪ್ಪಿ ಸಾಗುತ್ತಿರುವಿರಿ?

ذٰلِكُمْ اللّٰهُ فَاَتٰى تُوۡفٰكُوۡنَ ۝۹۶

96. ಅವನೇ ಇರುಳಿನ ಪರದೆಯನ್ನು ಹರಿದು ಪ್ರಭಾತವನ್ನು ತರುತ್ತಾನೆ. ಅವನೇ ಇರುಳನ್ನು ನೆಮ್ಮದಿಯ ಕಾಲವನ್ನಾಗಿ ಮಾಡಿರುತ್ತಾನೆ. ಅವನೇ ಸೂರ್ಯ ಚಂದ್ರರ ಉದಯಾಸ್ತಗಳ ಗಣನೆಯನ್ನು ನಿಶ್ಚಯಿಸಿರುತ್ತಾನೆ. ಇವೆಲ್ಲ ಆ ಮಹಾ ಪ್ರತಾಪಿಯೂ ಸರ್ವಜ್ಞನೂ ನಿಶ್ಚಯಿಸಿರುವ ಕ್ರಮಗಳು.

فَاٰتٰى الْاِصۡبَاحَ ۙ وَجَعَلَ اللَّيۡلَ سَكَنًا ۗ وَالشَّمۡسُ
وَ الْقَمَرُ حُسۡبًا ۗ ذٰلِكَ تَفۡدِيۡرُ الْعَزِيۡزِ الْعَلِيۡمِ ۝۹۶

97. ಅವನೇ ನಿಮಗೆ ನಕ್ಷತ್ರಗಳನ್ನು ಮರುಭೂಮಿಯ ಮತ್ತು ಸಾಗರಗಳ ಅಂಧಕಾರಗಳಲ್ಲಿ ದಾರಿ ತಿಳಿಯುವ ಸಾಧನವನ್ನಾಗಿ ಮಾಡಿದನು. ನೋಡಿರಿ, ನಾವು ಚ್ಚಾನವುಳ್ಳವರಿಗೆ ನಿದರ್ಶನಗಳನ್ನು²⁵ ಸುಸ್ಪಷ್ಟವಾಗಿ ತಿಳಿಸಿಬಿಟ್ಟಿರುತ್ತೇವೆ.

وَ هُوَ الَّذِيۡ جَعَلَ لَكُمُ النَّجۡمَ لِتَهۡتَدُوۡا
بِهَآ فِي ظُلُمٰتِ الْبَرِّ وَ الْبَحۡرِ ۗ قَدْ فَصَّلۡنَا
الۡاٰيٰتِ لِقَوۡمٍ يَعۡلَمُوۡنَ ۝۹۷

98. ಅವನೇ ನಿಮ್ಮನ್ನು ಒಂದೇ ವ್ಯಕ್ತಿಯಿಂದ ಸೃಷ್ಟಿಸಿದನು. ಪ್ರತಿಯೊಬ್ಬನಿಗೂ ಒಂದು ತಂಗುದಾಣವೂ ಇನ್ನೊಂದು ಅವನು ಒಪ್ಪಿಸಲ್ಪಡುವ ಜಾಗವೂ ಇದೆ. ಅವುಗಳೆರಡರಿಗೂ ಈ ನಿದರ್ಶನಗಳನ್ನು ನಾವು ಅಭಿವ್ಯಕ್ತಗೊಳಿಸಿರುತ್ತೇವೆ.

وَ هُوَ الَّذِيۡ اَنۡشَأَكُمۡ مِّنۡ نَّفۡسٍ وَّ اٰحَدَةٍ
فَمُسۡتَقَرٌّ ۙ وَ مُسۡتَوۡدَعٌ ۗ قَدْ فَصَّلۡنَا الْاٰيٰتِ
لِقَوۡمٍ يَعۡقِلُوۡنَ ۝۹۸

99. ಅವನೇ ಆಕಾಶದಿಂದ ನೀರನ್ನು ಸುರಿಸಿದನು. ಅನಂತರ ಅದರ ಮೂಲಕ ಎಲ್ಲ ವಿಧದ ವನಸ್ಪತಿಗಳನ್ನು ಉತ್ಪಾದಿಸಿದನು. ಆ ಮೇಲೆ ಅದರಿಂದ ಹಚ್ಚಿ ಹಸುರಾದ ಹೊಲಗಳನ್ನೂ ವೃಕ್ಷಗಳನ್ನೂ ಉಂಟು ಮಾಡಿದನು. ಆ ಬಳಿಕ ಅವುಗಳಿಂದ ಹಲವು ಪದರುಗಳಿಂದ ಹೊದಿಯಲ್ಪಟ್ಟ ಧಾನ್ಯಗಳನ್ನು ಹೊರ ತಂದನು ಮತ್ತು ಖಜೂರಗಳ ಮೊಗ್ಗುಗಳಿಂದ, ಭಾರದಿಂದಾಗಿ ಬಾಗುತ್ತಿರುವ ಫಲಗಳ ಗೊಂಚಲು ಗೊಂಚಲುಗಳನ್ನೇ ಉಂಟು ಮಾಡಿದನು. ದ್ರಾಕ್ಷೆ, ರೈತೂನ್(ಇಪ್ಪೆ) ದಾಳಿಂಬೆಗಳ ತೋಟಗಳನ್ನು ಬೆಳೆಸಿದನು. ಅವುಗಳ ಫಲಗಳು ಪರಸ್ಪರ ಹೋಲುತ್ತಲೂ ಇವೆ ಮತ್ತು ಪ್ರತಿಯೊಂದರ ವೈಶಿಷ್ಟ್ಯಗಳು ವಿಭಿನ್ನವಾಗಿಯೂ ಇವೆ. ಈ ವೃಕ್ಷಗಳು ಫಲಬಿಡುವಾಗ ಅವುಗಳಲ್ಲಿ ಫಲ ಬರುವ ಮತ್ತು ಪಕ್ವವಾಗುವ ವಿದ್ಯಮಾನವನ್ನು ಸೂಕ್ಷ್ಮವಾಗಿ ಅವ ಲೋಕಿಸಿರಿ. ವಿಶ್ವಾಸವಿಡುವವರಿಗೆ ಇವುಗಳಲ್ಲಿ ನಿದರ್ಶನಗಳಿವೆ.

وَ هُوَ الَّذِيۡ اَنۡزَلَ مِنَ السَّمَآءِ مَآءً ۙ فَآخۡرَجۡنَا
بِهٖ نَبٰتَ كَثِيۡرٍ ۙ فَاخۡرَجۡنَا مِنْهُ خَضِرًا
نُّخۡرِجُ مِنْهُ حَبًّا مُّتَرَاكِبًا ۙ وَ مِنَ النَّخۡلِ
مِنۡ طَلۡحِهَا قِنۡوَانٌ ۙ دَانِيَةٌ ۙ وَ جَنَّتِ مِنْ
اَعۡنَابٍ ۙ وَ الرَّيۡنُوۡنَ ۙ وَ الرِّمَّٰنَ ۙ مُشۡتَبِهًا
وَ غَيۡرَ مُتَشَابِهٍ ۗ اَنۡظُرُوۡا اِلٰى ثَمَرِهِۦٓ اِذَا اَشۡرَ
وَ يَبۡعُهُ ۗ اِنَّ فِيۡ ذٰلِكُمْ لَآيٰتٍ لِّقَوۡمٍ يَعۡقِلُوۡنَ ۝۹۹

25. ಅರ್ಥಾತ್- ದೇವನು ಏಕನಾಗಿದ್ದಾನೆ, ಬೇರಾರೂ ದೇವತ್ವದ ಗುಣವನ್ನು ಹೊಂದಿಲ್ಲ. ಯಾರಿಗೂ ದೇವನ ಪರಮಾಧಿಕಾರದಲ್ಲಿ ಪಾಲಿಲ್ಲ. ದೇವನಿಗೆ ಸಲ್ಲಬೇಕಾದಂತಹ ಹಕ್ಕುಗಳಲ್ಲಿ ಯಾವುದೇ ಹಕ್ಕಿಗೆ ಬೇರಾರೂ ಬಾಧ್ಯಸ್ಥರಾಗುವುದಿಲ್ಲ ಎಂಬ ವಾಸ್ತವಿಕತೆಯನ್ನು ಸೂಚಿಸುವಂತಹ ನಿದರ್ಶನಗಳು.

100. ಇಷ್ಟಾಗಿಯೂ ಜನರು 'ಯಕ್ಷ'ರನ್ನು ಅಲ್ಲಾಹನಿಗೆ ಸಹಭಾಗಿಗಳಾಗಿ ಬಿಟ್ಟರು.²⁶ ವಸ್ತುತಃ ಅವನು ಅವರನ್ನು ಸೃಷ್ಟಿಸಿದವನು. ಆದರೆ ಅವರು ವಿಚಾರ ಮಾಡದೆ ಅವನಿಗೆ ಪುತ್ರ ಮತ್ತು ಪುತ್ರಿಯರನ್ನು ಕಲ್ಪಿಸಿಕೊಂಡರು. ವಸ್ತುತಃ ಅವನು ಇವರು ಹೇಳುತ್ತಿರುವ ವಿಷಯಗಳಿಂದ ಪರಿಶುದ್ಧನೂ ಅತುನ್ನತನೂ ಆಗಿರುತ್ತಾನೆ.

وَجَعَلُوا لِلَّهِ شُرَكَاءَ الْجِنَّ وَخَلَقَهُمْ وَ
خَرَفُوا لَهُ بَنِينَ وَبَنَاتٍ بِغَيْرِ عِلْمٍ
سُبْحَانَہٗ وَتَعَالَى عَمَّا يُصِفُونَ ﴿۱۰۰﴾

101. ಅವನು ಭೂಮಿ-ಆಕಾಶಗಳ ಕರ್ತೃ. ಅವನಿಗೊಬ್ಬ ಬಾಳ ಸಂಗಾತಿಯೇ ಇಲ್ಲದಿರುವಾಗ ಅವನಿಗೆ ಮಗನಾಗುವುದು ಹೇಗೆ? ಅವನು ಸರ್ವವನ್ನೂ ಸೃಷ್ಟಿಸಿದನು ಮತ್ತು ಅವನು ಸಕಲ ವಸ್ತುಗಳ ಜ್ಞಾನವುಳ್ಳವನು.

بَدِيعُ السَّمَوَاتِ وَالْأَرْضِ أَتَى يَكُونُ
لَهُ وَلَدٌ وَلَمْ تَكُنْ لَهُ صَاحِبَةً ۖ وَخَلَقَ
كُلَّ شَيْءٍ ۖ وَهُوَ بِكُلِّ شَيْءٍ عَلِيمٌ ﴿۱۰۱﴾

102. ಅವನೇ ಅಲ್ಲಾಹ್, ನಿಮ್ಮ ಪ್ರಭು. ಅವನ ಹೊರತು ಅನ್ಯ ಆರಾಧ್ಯನಿಲ್ಲ. ಸಕಲ ವಸ್ತುಗಳ ಕರ್ತೃ. ಆದುದರಿಂದ ನೀವು ಅವನ ದಾಸ್ಯ-ಆರಾಧನೆಯನ್ನೇ ಮಾಡಿರಿ. ಅವನು ಸಕಲ ವಸ್ತುಗಳ ಹೊಣೆಗಾರನು.

ذِكْرُ اللَّهِ رَبِّكُمْ لَا إِلَهَ إِلَّا هُوَ خَالِقُ
كُلِّ شَيْءٍ ۖ فَاعْبُدُوهُ ۖ وَهُوَ عَلَىٰ كُلِّ
شَيْءٍ وَكِيلٌ ﴿۱۰۲﴾

103. ದೃಷ್ಟಿಗಳು ಅವನನ್ನು ಕಾಣಲಾರವು. ಆದರೆ ಅವನು ದೃಷ್ಟಿಗಳನ್ನು ಕಾಣುತ್ತಾನೆ. ಅವನು ಅತ್ಯಂತ ಸೂಕ್ಷ್ಮದರ್ಶಿಯೂ ಸೂಕ್ಷ್ಮಜ್ಞನೂ ಆಗಿರುತ್ತಾನೆ.

لَا تُدْرِكُهُ الْأَبْصَارُ وَهُوَ يُدْرِكُ
الْأَبْصَارَ ۖ وَهُوَ اللَّطِيفُ الْخَبِيرُ ﴿۱۰۳﴾

104. ನಿಮ್ಮ ಬಳಿಗೆ ನಿಮ್ಮ ಪ್ರಭುವಿನ ಕಡೆಯಿಂದ ಅಂತರ್ದೃಷ್ಟಿಯ ಪ್ರಕಾಶಗಳು ಬಂದು ಬಿಟ್ಟಿವೆ. ಈಗ ಚೆನ್ನಾಗಿ ವೀಕ್ಷಿಸುವವನು ತನಗೇ ಹಿತವನ್ನು ಮಾಡಿಕೊಳ್ಳುವನು. ಅಂಧನಾಗಿದ್ದುಕೊಂಡವನು ಸ್ವತಃ ನಷ್ಟಹೊಂದುವನು. ನಾನು ನಿಮ್ಮ ಕಾವಲುಗಾರನೇನೂ ಅಲ್ಲ.²⁷

قَدْ جَاءَكُمْ بَصَائِرٌ مِنْ رَبِّكُمْ ۖ كَمَنْ
أَبْصَرَ فَلِنَفْسِهِ ۖ وَمَنْ عَمِيَ فَعَلَيْهَا ۖ وَمَا
أَنَا عَلَيْكُمْ بِحَفِيظٍ ﴿۱۰۴﴾

26. ಅರ್ಥಾತ್- ನಿಸರ್ಗದ ವ್ಯವಸ್ಥೆಯನ್ನು ಕಾಪಾಡಲು ಮತ್ತು ಮನುಷ್ಯನ ವಿಧಿಯನ್ನು ರೂಪಿಸಲು ಅಲ್ಲಾಹನ ಜತೆಗೆ ಇತರ ಅಗೋಚರ ಶಕ್ತಿಗಳೂ ಭಾಗಿಯಾಗಿವೆ ಎಂದು ಅವರು ತಮ್ಮ ಭ್ರಮೆಗಳ ಮೂಲಕ ಕಲ್ಪಿಸಿಕೊಂಡರು. ಮಳೆಗೊಂದು ದೇವತೆ, ಬೆಳೆಗೊಂದು ದೇವತೆ, ಸಿರಿಗೊಂದು ದೇವತೆ, ರೋಗಕ್ಕೊಂದು ದೇವತೆ ಎಂದು ಮುಂತಾಗಿ ಅವರು ಕಲ್ಪಿಸಿಕೊಂಡರು. ಆತ್ಮ, ಪಿಶಾಚಿ, ರಾಕ್ಷಸರು, ದೇವತೆಗಳೇ ಮುಂತಾದ ಶ್ರದ್ಧೆ- ನಂಬಿಕೆಗಳು ಜಗತ್ತಿನ ಎಲ್ಲಾ ಬಹುದೇವಾರಾಧಕ ಸಮಾಜದಲ್ಲೂ ಕಂಡು ಬರುತ್ತದೆ.

27. ಇದು ಅಲ್ಲಾಹನ ವಚನವೇ ಆಗಿದ್ದರೂ ಈ ಮಾತನ್ನು ಪ್ರವಾದಿವರ್ಯರ(ಸ) ಮೂಲಕ ಹೇಳಿಸಲಾಗುತ್ತಿದೆ. ಇದು ಸೂರ: ಫಾತಿಹಾ, ಅಲ್ಲಾಹನ ವಚನವಾಗಿದ್ದರೂ ಅಲ್ಲಾಹನ ದಾಸರ ಮೂಲಕ ಹೇಳಿಸಲಾಗಿರುವಂತೆಯೇ ಇದೆ. ನಾನು ನಿಮ್ಮ ಕಾವಲುಗಾರನೇನೂ ಅಲ್ಲ ಎಂದರೆ ಈ ಪ್ರಕಾಶವನ್ನು ನಿಮ್ಮ ಮುಂದೆ ಸಮರ್ಪಿಸಿ ಬಿಡುವುದಷ್ಟೇ ನನ್ನ ಕೆಲಸ. ಅನಂತರ ಕಣ್ಣೆರೆದು ನೋಡುವುದು ಅಥವಾ ನೋಡದೇ ಇರುವುದು ನಿಮಗೆ ಬಿಟ್ಟದ್ದು. ಸ್ವತಃ ಕಣ್ಣುಚ್ಚಿಕೊಂಡಿರುವವರನ್ನು ಬಲವಂತದಿಂದ ಕಣ್ಣೆರೆಯುವಂತೆ ಮಾಡುವುದು ಅಥವಾ ಏನನ್ನೂ ನೋಡದಿರುವವರನ್ನು ಬಲವಂತದಿಂದ ನೋಡುವಂತೆ ಮಾಡುವ ಕೆಲಸ ನನಗೆ ವಹಿಸಲಾಗಿಲ್ಲ.

105. ಹೀಗೆ ನಾವು ನಮ್ಮ ನಿದರ್ಶನಗಳನ್ನು ಆಗಾಗ ವಿವಿಧ ರೀತಿಗಳಲ್ಲಿ ವಿವರಿಸುತ್ತೇವೆ. "ನೀವು ಯಾರಿಂದಲೋ ಕಲಿತು ಬಂದಿದ್ದೀರಿ" ಎಂದು ಇವರು ಹೇಳಲಿಕ್ಕಾಗಿಯೂ ಜ್ಞಾನ ಹೊಂದಿದವರ ಮೇಲೆ ವಸ್ತುಸ್ಥಿತಿಯನ್ನು ಪ್ರಕಟಗೊಳಿಸಲಿಕ್ಕಾಗಿಯೂ ನಾವು ಹೀಗೆ ಮಾಡುತ್ತೇವೆ.

وَكَذَلِكَ نُصَرِّفُ الْآيَاتِ لِيَعْلَمُونَ
دَرَسَتْ وَلِيُبَيِّنَ لِقَوْمٍ يَعْلَمُونَ ﴿٥٥﴾

106. ಓ ಪೈಗಂಬರರೇ, ನಿಮ್ಮ ಪ್ರಭುವಿನ ವತಿಯಿಂದ ನಿಮ್ಮ ಮೇಲೆ ಅವತೀರ್ಣಗೊಂಡ 'ದಿವ್ಯವಾಣಿ'ಯನ್ನು ಅನುಸರಿಸಿರಿ. ಏಕೆಂದರೆ ಆ ಏಕ ಪ್ರಭುವಿನ ಹೊರತು ಅನ್ಯ ಆರಾಧ್ಯನಿಲ್ಲ ಮತ್ತು 'ಬಹುದೇವವಿಶ್ವಾಸಿ'ಗಳನ್ನು ನಿರ್ಲಕ್ಷಿಸಿರಿ.

اتَّبِعْ مَا أُوحِيَ إِلَيْكَ مِنْ رَبِّكَ كَرَاهٍ
إِلَّا هُوَ ۗ وَاعْرِضْ عَنِ الْمُشْرِكِينَ ﴿٥٦﴾

107. ಅಲ್ಲಾಹನು ಇಚ್ಛಿಸುತ್ತಿದ್ದರೆ ಅವರು 'ಬಹುದೇವಾರಾಧನೆ' ಮಾಡುತ್ತಿರಲಿಲ್ಲ. (ಅಂತಹ ವ್ಯವಸ್ಥೆಯನ್ನು ಅವನು ಸ್ವತಃ ಮಾಡಿಬಿಡುತ್ತಿದ್ದನು.) ನಾವು ನಿಮ್ಮನ್ನು ಅವರ ಕಾವಲುಗಾರರನ್ನಾಗಿ ನೇಮಕ ಮಾಡಿರುವುದಿಲ್ಲ ಮತ್ತು ನೀವು ಅವರ ಹೊಣೆಗಾರರೂ ಅಲ್ಲ.

وَلَوْ شَاءَ اللَّهُ مَا أَشْرَكُوا ۗ وَمَا جَعَلْنَاكَ
عَلَيْهِمْ حَفِيظًا ۗ وَمَا أَنْتَ عَلَيْهِمْ بِوَكِيلٍ ﴿٥٧﴾

108. (ಓ ಮುಸ್ಲಿಮರೇ,) ಅವರು ಅಲ್ಲಾಹನ ಹೊರತು ಯಾರನ್ನು ಪ್ರಾರ್ಥಿಸುತ್ತಿರುವರೋ ಅವರನ್ನು ತೆಗಳಬೇಡಿರಿ. ಇದರಿಂದ ಅವರು 'ಬಹುದೇವಾರಾಧನೆ'ಗಿಂತಲೂ ಮುಂದುವರಿದು ಅಜ್ಞಾನ ದಿಂದ ಅಲ್ಲಾಹನನ್ನು ತೆಗಳತೊಡಗುವರು. ನಾವು ಇದೇ ರೀತಿಯಲ್ಲಿ ಪ್ರತಿಯೊಂದು ಸಮುದಾಯಕ್ಕೆ ಅದರ ಕರ್ಮವನ್ನು ಚೆಲುವಾಗಿಸಿದ್ದೇವೆ. ಅನಂತರ ಅವರಿಗೆ ತಮ್ಮ ಪ್ರಭುವಿನ ಕಡೆಗೇ ಮರಳಿ ಸಾಗಲಿಕ್ಕಿದೆ. ಆಗ ಅವನು ಅವರೇನು ಮಾಡುತ್ತಿದ್ದರೆಂಬುದನ್ನು ಅವರಿಗೆ ತೋರಿಸಿಕೊಡುವನು.

وَلَا تَسُبُّوا الَّذِينَ يَدْعُونَ مِنْ دُونِ اللَّهِ
فَيَسُبُّوا اللَّهَ عَدْوًا بِغَيْرِ عِلْمٍ ۗ كَذَلِكَ
تَرَى الَّذِينَ كَفَرُوا أُمَّةً عَمَلُهُمْ ثُمَّ إِلَىٰ رَبِّهِمْ
مَرْجِعُهُمْ فَيُنَبِّئُهُمْ بِمَا كَانُوا يَعْمَلُونَ ﴿٥٨﴾

109. ನಮ್ಮ ಮುಂದೆ ಒಂದು ನಿದರ್ಶನವು (ಪವಾಡ) ಬಂದು ಬಿಟ್ಟರೆ ನಾವು ಅದರ ಮೇಲೆ ವಿಶ್ವಾಸವಿಡುವೆವೆಂದು ಇವರು ಆಣೆಯ ಮೇಲೆ ಆಣೆ ಹಾಕುತ್ತ ಹೇಳುತ್ತಾರೆ. ಓ ಪೈಗಂಬರರೇ, ನಿದರ್ಶನಗಳು ಅಲ್ಲಾಹನ ಬಳಿ ಇವೆಯೆಂದು ಹೇಳಿರಿ. ನಿದರ್ಶನಗಳು ಬಂದುಬಿಟ್ಟರೂ ಇವರು ವಿಶ್ವಾಸವಿಡುವವರಲ್ಲವೆಂದು ನಿಮಗೆ ತಿಳಿಯ ಪಡಿಸುವುದು ಹೇಗೆ?²⁸

وَأَقْسَمُوا بِاللَّهِ جَهْدَ أَيْمَانِهِمْ لَئِنْ جَاءَهُمْ
آيَةٌ لَيُؤْمِنُنَّ بِهَا ۗ قُلْ إِنَّمَا الْآيَاتُ عِنْدَ
اللَّهِ وَمَا يُسْعِرُكُمْ أَنَّهَا إِذَا جَاءَتْ
لَا يُؤْمِنُونَ ﴿٥٩﴾

28. ತಮ್ಮ ಪಥಭ್ರಷ್ಟ ಸಹೋದರರು ನೇರಮಾರ್ಗಕ್ಕೆ ಬಂದು ಬಿಡುವಂತಹ ದೃಷ್ಟಾಂತವೊಂದು ಪ್ರಕಟವಾಗಬೇಕು ಎಂದು ಚಿಂತಾಕ್ರಾಂತರಾಗಿ ಹಂಬಲಿಸುತ್ತಿದ್ದ ಮುಸ್ಲಿಮರನ್ನುದ್ದೇಶಿಸಿ ಈ ಮಾತು ಹೇಳಲಾಗುತ್ತಿದೆ.

110. ಇವರು ಮೊದಲ ಬಾರಿ ಇದರ (ಈ ಗ್ರಂಥದ) ಮೇಲೆ ವಿಶ್ವಾಸ ವಿಡದಂತೆಯೇ ನಾವು ಇವರ ಹೃದಯಗಳನ್ನೂ ದೃಷ್ಟಿಗಳನ್ನೂ ತಿರುಗಿಸಿ ಬಿಡುತ್ತಿದ್ದೇವೆ. ತಮ್ಮ ಉದ್ವಿಗ್ನತನದಲ್ಲೇ ಅಲೆದಾಡುತ್ತಿರಲು ನಾವು ಇವರನ್ನು ಬಿಟ್ಟು ಬಿಡುತ್ತೇವೆ.

وَنَقَلْنَا أَبْصَارَهُمْ كَمَا لَمْ يُؤْمِنُوا بِهِ أَوْلَىٰ مَرَّةٍ وَ نَدَّرْهُمْ فِي طُغْيَانِهِمْ يَعْمَهُونَ ﴿١١٠﴾

111. *ನಾವು ಇವರ ಮೇಲೆ ದೇವಚರರನ್ನು ಅವತೀರ್ಣಗೊಳಿಸುತ್ತಿದ್ದರೂ ಸತ್ತವರು ಇವರೊಡನೆ ಮಾತಾಡುತ್ತಿದ್ದರೂ ಇವರ ಕಣ್ಣು ಮುಂದೆ ನಾವು ಅಖಿಲ ಜಗತ್ತಿನಲ್ಲಿರುವ ವಸ್ತುಗಳನ್ನು ಒಟ್ಟುಗೂಡಿಸುತ್ತಿದ್ದರೂ (ಇವರು ವಿಶ್ವಾಸವಿಡಬೇಕೆಂದು) ಅಲ್ಲಾಹನ ವಿಧಿ ಇಲ್ಲದಿರುತ್ತಿದ್ದರೆ ಇವರು ವಿಶ್ವಾಸವಿಡುತ್ತಿರಲಿಲ್ಲ. ಆದರೆ ಹೆಚ್ಚಿನವರು ಅವಿವೇಕದ ಮಾತುಗಳನ್ನಾಡುತ್ತಾರೆ.

وَلَوْ أَنَّا تَرَيْنَا إِلَيْهِمُ الْمَلَائِكَةَ وَكَلَّمْنَا الْمَوْتَىٰ وَحَشَرْنَا عَلَيْهِمْ كُلَّ شَيْءٍ قُبُلًا مَا كَانُوا إِلَّا لِيُؤْمِنُوا إِلَّا أَنْ يَشَاءَ اللَّهُ وَلَكِنَّ أَكْثَرَهُمْ يَجْهَلُونَ ﴿١١١﴾

112. ನಾವಂತು ಇದೇ ರೀತಿಯಲ್ಲಿ ಮಾನವ ಶೈತಾನರನ್ನೂ 'ಯಕ್ಷ' ಶೈತಾನರನ್ನೂ ಪ್ರತಿಯೊಬ್ಬ ಪ್ರವಾದಿಯ ಶತ್ರುಗಳನ್ನಾಗಿ ಮಾಡಿರುವೆವು. ಇವರು ಮನಮೋಹಕ ಮಾತುಗಳನ್ನು ವಂಚನೆಯ ರೂಪದಲ್ಲಿ ಪರಸ್ಪರರ ಮನಸ್ಸಿನೊಳಗೆ ಇಳಿಸುತ್ತಿರುತ್ತಾರೆ. ಇವರು ಹಾಗೆ ಮಾಡಬಾರದೆಂದು ನಿಮ್ಮ ಪ್ರಭುವಿನ ವಿಧಿ ಇರುತ್ತಿದ್ದರೆ ಇವರು ಎಂದಿಗೂ ಹಾಗೆ ಮಾಡುತ್ತಿರಲಿಲ್ಲ. ಇವರು ತಮ್ಮ ಸ್ವಕಲ್ಪಿತ ಆರೋಪಗಳಲ್ಲೇ ಬಿದ್ದುಕೊಂಡಿರುವಂತೆ ಇವರನ್ನು ಇವರಷ್ಟಕ್ಕೆ ಬಿಟ್ಟುಬಿಡಿರಿ.

وَكَذَلِكَ جَعَلْنَا لِكُلِّ نَبِيٍّ عَدُوًّا شَاطِئِينَ الْإِنْسِ وَالْجِنِّ يُوحِي بَعْضُهُمْ إِلَىٰ بَعْضٍ سُرُخُونَ الْقَوْلِ عُرُورًا ۗ وَ لَوْ شَاءَ رَبُّكَ مَا فَعَلُوهُ فَذَرْهُمْ وَمَا يَفْتَرُونَ ﴿١١٢﴾

113. ಪರಲೋಕದ ಮೇಲೆ ವಿಶ್ವಾಸವಿಡದವರ ಹೃದಯಗಳಲ್ಲಿ ಇದರ (ಈ ಮನಮೋಹಕ ವಂಚನೆಯ) ಕಡೆಗೆ ಒಲವುಂಟಾಗಿ ಅವರು ಅದರಿಂದ ತೃಪ್ತರಾಗಲೆಂದೂ ಅವರು ಗಳಿಸಲಿಚ್ಛಿಸುವ ಕೆಡುಕುಗಳನ್ನು ಗಳಿಸಿಕೊಳ್ಳಲೆಂದೂ (ನಾವು ಅವರನ್ನು ಇದನ್ನೆಲ್ಲ ಮಾಡಲು ಬಿಡುತ್ತೇವೆ.)²⁹

وَلِتَصْغَىٰ إِلَيْهِ أَفْئِدَةُ الَّذِينَ لَا يُؤْمِنُونَ بِالْآخِرَةِ وَلِيَرِضُوهُ وَلِيَقْتَرِفُوا مَا هُمْ مُقْتَرِفُونَ ﴿١١٣﴾

114. ವಸ್ತುಸ್ಥಿತಿ ಹೀಗಿರುವಾಗ ನಾನು ಅಲ್ಲಾಹನ ಹೊರತು ಬೇರಾವನಾದರೂ ತೀರ್ಮಾನ ಮಾಡುವವನನ್ನು ಹುಡುಕಬೇಕೇ? ವಸ್ತುತಃ ಅವನು ವಿವರಪೂರ್ಣವಾದ ಗ್ರಂಥವನ್ನು ನಿಮ್ಮ

أَفْعَدِ اللَّهُ أَنْ يَتَّبِعِي حَكَمًا ۗ وَهُوَ الَّذِي أَنْزَلَ إِلَيْكُمُ الْكِتَابَ مُفَصَّلًا ۗ وَالَّذِينَ آتَيْنَاهُمُ

*ಇಲ್ಲಿಂದ 8ನೆಯ ಕಾಂಡ ಆರಂಭ.

29. 110ರಿಂದ 113ನೆಯ ಸೂಕ್ತದ ವರೆಗೆ ಹೇಳಲಾಗಿರುವ ವಿಚಾರವೇನೆಂದರೆ ಮನುಷ್ಯನಿಗೆ ಸಂಬಂಧಿಸಿದಂತೆ, ವಿಧಿಬದ್ಧವಾಗಿ ಮಾರ್ಗದರ್ಶನ ಮಾಡುವ ನಿಯಮ ಅಲ್ಲಾಹನ ಬಳಿಯಿಲ್ಲ. ಮರದಲ್ಲಿ ಹಣ್ಣುಗಳು ಮೂಡುವಂತೆ ಅಥವಾ ಸ್ವತಃ ಮನುಷ್ಯನ ತಲೆಯಲ್ಲೇ ಕೂದಲು ಬೆಳೆಯುವಂತೆ ನೈಸರ್ಗಿಕ ವಿಧಿಗೆ ಬದ್ಧನಾಗಿರುವ ಪ್ರಮೇಯ ಮನುಷ್ಯನಿಗಿಲ್ಲ. ಅವನನ್ನು ಲೋಕಕ್ಕೆ ಪರೀಕ್ಷೆಗೊಂದು ಕಳುಹಿಸಲಾಗಿದೆ. ಸನ್ಮಾರ್ಗ ಮತ್ತು ಪಥಭ್ರಷ್ಟತೆಗಳ ಪೈಕಿ ಯಾವುದನ್ನು ಬೇಕಾದರೂ ನೆಚ್ಚಿಕೊಳ್ಳುವ ಸ್ವಾಂತಂತ್ರ್ಯವನ್ನು ಅವನಿಗೆ ಪರೀಕ್ಷಾರ್ಥವಾಗಿ ನೀಡಲಾಗಿದೆ. ಅವನು ಸ್ವತಃ ದಾರಿತಪ್ಪಿ ನಡೆಯಬಯಸಿದರೆ ಅಲ್ಲಾಹನು ತನ್ನ ವಿಧಿಯಂತೆ ಬಲವಂತದಿಂದ ಅವನಿಗೆ ಮಾರ್ಗದರ್ಶನ ಮಾಡುವುದಿಲ್ಲ.

- ಕಡೆಗೆ ಅವತೀರ್ಣಗೊಳಿಸಿರುತ್ತಾನೆ.³⁰ ನಿಮಗಿಂತ ಮೊದಲು ಗ್ರಂಥ ನೀಡಲ್ಪಟ್ಟವರು, ಈ ಗ್ರಂಥವು ನಿಮ್ಮ ಪ್ರಭುವಿನ ಕಡೆಯಿಂದಲೇ ಸತ್ಯಸಹಿತ ಅವತೀರ್ಣಗೊಂಡಿದೆ ಯೆಂಬುದನ್ನು ತಿಳಿದಿರುತ್ತಾರೆ. ಆದುದರಿಂದ ಸಂಶಯಗ್ರಸ್ತರಾದವರಲ್ಲಾಗಬೇಡಿರಿ.
115. ನಿಮ್ಮ ಪ್ರಭುವಿನ ವಚನವು ಸತ್ಯ ಮತ್ತು ನ್ಯಾಯದ ದೃಷ್ಟಿಯಿಂದ ಪರಿಪೂರ್ಣವಾಗಿದೆ. ಅವನ ಆದೇಶಗಳಲ್ಲಿ ಯಾರೂ ಬದಲಾವಣೆ ಮಾಡುವವರಿಲ್ಲ. ಅವನು ಸರ್ವಶ್ರುತನೂ ಸರ್ವಜ್ಞನೂ ಆಗಿರುತ್ತಾನೆ.
116. ಓ ಪೈಗಂಬರರೇ, ನೀವು ಭೂ ನಿವಾಸಿಗಳಲ್ಲಿ ಹೆಚ್ಚಿನವರ ಹೇಳಿಕೆಯಂತೆ ನಡೆದರೆ ಅವರು ನಿಮ್ಮನ್ನು ಅಲ್ಲಾಹನ ಮಾರ್ಗದಿಂದ ತಪ್ಪಿಸಿ ಬಿಡುವರು. ಅವರಂತು ಕೇವಲ ಗುಮಾನಿ ಯನ್ನನುಸರಿಸಿ ಊಹಾಪೋಹಗಳ ಪ್ರಕಾರ ವರ್ತಿಸುತ್ತಾರೆ.
117. ವಾಸ್ತವದಲ್ಲಿ ನಿಮ್ಮ ಪ್ರಭುವಿನ ಮಾರ್ಗದಿಂದ ಯಾರು ದೂರ ಸರಿದಿರುತ್ತಾನೆ ಮತ್ತು ಯಾರು ನೇರ ಮಾರ್ಗದಲ್ಲಿದ್ದಾನೆಂಬುದನ್ನು ಅವನು ಚೆನ್ನಾಗಿ ಅರಿತಿರುತ್ತಾನೆ.
118. ನೀವು ಅಲ್ಲಾಹನ 'ಸೂಕ್ತ'ಗಳಲ್ಲಿ ವಿಶ್ವಾಸವಿರಿಸುತ್ತೀರಾದರೆ ಅಲ್ಲಾಹನ ನಾಮ ಉಚ್ಚರಿಸಲ್ಪಟ್ಟಿರುವ ಪ್ರಾಣಿಯ ಮಾಂಸವನ್ನು ತಿನ್ನಿರಿ.
119. ನೀವು ಅಲ್ಲಾಹನ ನಾಮ ಉಚ್ಚರಿಸಲ್ಪಟ್ಟ ವಸ್ತುವನ್ನು ತಿನ್ನದಿರಲು ಕಾರಣವೇನು? ನಿಜವಾಗಿ ವಿವಶಾವಸ್ಥೆಯ ವಿನಾ ಇತರ ಎಲ್ಲ ಸ್ಥಿತಿಗಳಲ್ಲಿಯೂ ಅಲ್ಲಾಹನು ನಿಷೇಧಿಸಿರುವ ವಸ್ತುಗಳ ವಿವರವನ್ನು ನಿಮಗೆ ತಿಳಿಸಿಕೊಡಲಾಗಿದೆ. ನಿಶ್ಚಯವಾಗಿಯೂ ಹೆಚ್ಚಿನವರು ಜ್ಞಾನವಿಲ್ಲದೆ ಕೇವಲ ತಮ್ಮ ಅಭಿಲಾಷೆಗಳಿಂದಾಗಿ ಪಥಭ್ರಷ್ಟ ಮಾತುಗಳನ್ನಾಡುತ್ತಾರೆ. ಹದತಪ್ಪಿ ನಡೆಯುತ್ತಿರುವ ಇವರನ್ನು ನಿಮ್ಮ ಪ್ರಭು ಚೆನ್ನಾಗಿ ಬಲ್ಲನು.
120. ನೀವು ಪ್ರತ್ಯಕ್ಷ ಮತ್ತು ಪರೋಕ್ಷ ಪಾಪಕಾರ್ಯಗಳಿಂದ ದೂರವಿರಿ. ಪಾಪ ಗಳಿಸುವವರು ತಮ್ಮ ಗಳಿಕೆಯ ಪ್ರತಿಫಲ ಪಡೆದೇ ತೀರುವರು.
- الْكِتَابَ يَعْلَمُونَ أَنَّهُ مُنَزَّلٌ مِّنْ رَبِّكَ بِالْحَقِّ فَلَا تَكُونَنَّ مِنَ الْمُمْتَرِينَ ﴿١١٥﴾
- وَتَمَّتْ كَلِمَتُ رَبِّكَ صِدْقًا وَعَدْلًا ط ۝ مُبْدِلِ الْكَلِمَاتِ ۖ وَهُوَ السَّمِيعُ الْعَلِيمُ ﴿١١٦﴾
- وَإِنْ تَطَعْتَ أَكْثَرَ مَن فِي الْأَرْضِ يُضِلُّوكَ عَنْ سَبِيلِ اللَّهِ ۖ إِنْ يَتَّبِعُونَ إِلَّا الظَّنَّ ۖ وَإِنْ هُمْ إِلَّا يَخْرُصُونَ ﴿١١٧﴾
- إِنَّ رَبَّكَ هُوَ أَعْلَمُ مَن يَضِلُّ عَنْ سَبِيلِهِ ۖ وَهُوَ أَعْلَمُ بِالْمُهْتَدِينَ ﴿١١٨﴾
- فَكُلُوا مِمَّا ذُكِرَ اسْمُ اللَّهِ عَلَيْهِ إِنْ كُنْتُمْ بِآيَاتِهِ مُؤْمِنِينَ ﴿١١٩﴾
- وَمَا لَكُمْ أَلَّا تَأْكُلُوا مِمَّا ذُكِرَ اسْمُ اللَّهِ عَلَيْهِ وَقَدْ فَصَّلَ لَكُمْ مَا حَرَّمَ عَلَيْكُمْ إِلَّا مَا اضْطُرُّرْتُمْ إِلَيْهِ ۖ وَإِنَّ كَثِيرًا لَّيُضِلُّونَ بِأَهْوَاءِهِمْ بِغَيْرِ عِلْمٍ ۗ إِنَّ رَبَّكَ هُوَ أَعْلَمُ بِالْمُعْتَدِينَ ﴿١٢٠﴾
- وَدَرُسٌ وَأَظَاهِرُ الْإِثْمِ وَبَاطِنَةُ إِنَّ الدِّينَ يُكْسِبُونَ الْإِثْمَ سَيَجْرُونَ بِمَا كَانُوا يَفْتَرُونَ ﴿١٢١﴾

30. ಈ ಸೂಕ್ತದಲ್ಲಿ ಮಾತು ಪ್ರವಾದಿವರ್ಯರ(ಸ) ಮೂಲಕ ಪ್ರಕಟವಾಗಿದೆ. ಅಭಿಸಂಭೋದನೆ ಮುಸ್ಲಿಮರ ಕಡೆಗಿದೆ.

121. ಅಲ್ಲಾಹನ ನಾಮ ಉಚ್ಚರಿಸದೆ ವಧಿಸಲ್ಪಟ್ಟ ಪ್ರಾಣಿಯ ಮಾಂಸ ತಿನ್ನಬೇಡಿರಿ. ಹೀಗೆ ಮಾಡುವುದು ಧರ್ಮಭ್ರಷ್ಟತೆ. ನಿಮ್ಮೊಡನೆ ಜಗಳ ಮಾಡಲಿಕ್ಕಾಗಿ ಶೈತಾನರು ತಮ್ಮ ಸಂಗಾತಿಗಳ ಮನಸ್ಸಿನಲ್ಲಿ ಸಂಶಯ ಮತ್ತು ಆಕ್ಷೇಪಣೆಗಳನ್ನು ಉಂಟು ಮಾಡುತ್ತಾರೆ. ನೀವು ಅವರ ಅನುಸರಣೆ ಸ್ವೀಕರಿಸಿದರೆ, ಖಂಡಿತವಾಗಿಯೂ ನೀವು 'ಬಹುದೇವಿಶ್ವಾಸಿ'ಗಳು

وَلَا تَأْكُلُوا مِمَّا لَمْ يُذَكِّرِ اللَّهُ عَلَيْكُمْ وَإِنَّهُ لَفَسْقٌ وَإِنَّ الشَّيْطَانَ لِيُؤْحُونَ إِلَىٰ أَوْلِيَٰهِمْ لِيُجَادِلُوكُمْ ۗ وَإِنْ أَطَعْتُمُوهُمْ إِنَّكُمْ لَمُشْرِكُونَ ﴿١٢١﴾

122. ಹಿಂದೆ ಸತ್ತಿದ್ದು, ಅನಂತರ ನಾವು ಜೀವದಾನ ಮಾಡಿ ಜನರ ಮಧ್ಯೆ ಜೀವನದ ಮಾರ್ಗದಲ್ಲಿ ಮುಂದುವರಿಯಲು ಬೇಕಾದ ಬೆಳಕನ್ನು ದಯವಾಲಿಸಿದ ಓರ್ವ ವ್ಯಕ್ತಿಯು, ಅಂಧಕಾರದಲ್ಲಿ ಬಿದ್ದುಕೊಂಡಿರುವ ಮತ್ತು ಯಾವ ರೀತಿಯಲ್ಲಿಯೂ ಅವುಗಳಿಂದ ಎದ್ದು ಬಾರದ ವ್ಯಕ್ತಿಯಂತೆ ಆಗಬಲ್ಲನೇ? ಸತ್ಯನಿಷೇಧಿಗಳಿಗೆ ಇದೇ ರೀತಿಯಲ್ಲಿ ಅವರ ಕರ್ಮಗಳು ಸುಂದರವಾಗಿ ತೋರುವಂತೆ ಮಾಡಲಾಗಿದೆ.

أَوْ مَنْ كَانَ مَيِّتًا فَأَحْيَيْنَاهُ وَجَعَلْنَا لَهُ نُورًا يَمْشِي بِهِ فِي النَّاسِ كَمَنْ مَثَلَهُ فِي الظُّلُمَاتِ لَيْسَ بِخَارِجٍ مِنْهَا ۗ كَذَلِكَ زُيِّنَ لِلْكَافِرِينَ مَا كَانُوا يَعْمَلُونَ ﴿١٢٢﴾

123. ಇದೇ ರೀತಿ ನಾವು ಪ್ರತಿಯೊಂದು ಊರಿನಲ್ಲಿ ತಮ್ಮ ವಂಚನೆ ಮತ್ತು ಕುತಂತ್ರಗಳ ಜಾಲವನ್ನು ಹರಡಲು ಅದರ ದೊಡ್ಡ ದೊಡ್ಡ ಅಪರಾಧಿಗಳನ್ನು ಹಚ್ಚಿಬಿಟ್ಟಿದ್ದೇವೆ. ವಾಸ್ತವದಲ್ಲಿ ಅವರು ತಮ್ಮ ಮೋಸದ ಜಾಲದಲ್ಲಿ ತಾವೇ ಸಿಕ್ಕಿ ಬೀಳುತ್ತಾರೆ. ಆದರೆ ಅವರಿಗೆ ಅದರ ಬೋಧವಿಲ್ಲ.

وَكَذَلِكَ جَعَلْنَا فِي كُلِّ قَرْيَةٍ أَكْبَرًا مُّجْرِمِيهَا لِيَنْكُرُوا فِيهَا ۗ وَمَا يَنْكُرُونَ إِلَّا بِأَنْفُسِهِمْ وَمَا يَشْعُرُونَ ﴿١٢٣﴾

124. ಅವರ ಮುಂದೆ ಯಾವುದಾದರೂ ನಿರ್ದೋಷ ಬಂದಾಗ, "ಅಲ್ಲಾಹನ ಸಂದೇಶವಾಹಕರಿಗೆ ಸಿಕ್ಕಿರುವ ವಸ್ತು ಸ್ವತಃ ನಮಗೆ ಸಿಗುವವರೆಗೂ ನಾವು ವಿಶ್ವಾಸವಿರಿಸಲಾರೆವು" ಎಂದು ಅವರು ಹೇಳುತ್ತಾರೆ. ತನ್ನ ಸಂದೇಶವಾಹಕತ್ವದ ಕಾರ್ಯವನ್ನು ಯಾರಿಂದ ಹೇಗೆ ಮಾಡಿಸ ಬೇಕೆಂಬುದನ್ನು ಅಲ್ಲಾಹನು ಬಹಳ ಚೆನ್ನಾಗಿ ಬಲ್ಲನು. ಈ ಅಪರಾಧಿಗಳು ತಮ್ಮ ಧೂರ್ತನದ ಫಲವಾಗಿ ಅಲ್ಲಾಹನ ಬಳಿ ಅವಮಾನಕ್ಕೆ ಹಾಗೂ ಕಠಿಣಯಾತನೆಗೊಳಗಾಗುವ ಕಾಲ ಸನ್ನಿಹಿತವಾಗಿದೆ.

وَإِذَا جَاءَهُمْ آيَةٌ قَالُوا لَنْ نُؤْمِنَ حَتَّىٰ نُؤْتَىٰ مِثْلَ مَا أُوتِيَ رُسُلُ اللَّهِ ۗ اللَّهُ أَعْلَمُ حَيْثُ يَجْعَلُ رِسَالَتَهُ ۗ سَيُصِيبُ الَّذِينَ أَجْرَمُوا صَغَارٌ عِنْدَ اللَّهِ وَعَذَابٌ شَدِيدٌ بِمَا كَانُوا يَمْكُرُونَ ﴿١٢٤﴾

125. ಆದರೆ (ಸತ್ಯವೇನೆಂದರೆ) ಅಲ್ಲಾಹನು ಯಾರಿಗೆ ಸನ್ಮಾರ್ಗ ನೀಡಲಿಚ್ಛಿಸುತ್ತಾನೋ ಅವನ ಹೃದಯವನ್ನು ಇಸ್ಲಾಮಿಗಾಗಿ

فَمَنْ يُرِدِ اللَّهُ أَنْ يَهْدِيَهُ يَشْرَحْ صَدْرَهُ لِلْإِسْلَامِ ۗ وَمَنْ يُرِدْ أَنْ يُضِلَّهُ يَجْعَلْ

31. ಅರ್ಥಾತ್- ಮಾನವೀಯತೆಯ ಪರಿಚ್ಛಾನ ಮಾಡಿದ ಮತ್ತು ಜ್ಞಾನದ ಬೆಳಕಿನ ಮೂಲಕ ದುರ್ಮಾರ್ಗಗಳ ನಡುವೆ ಸನ್ಮಾರ್ಗವನ್ನು ಸ್ಪಷ್ಟವಾಗಿ ಕಾಣುತ್ತಿರುವ ವ್ಯಕ್ತಿಯು, ಅಜ್ಞಾನ ಮತ್ತು ತಿಳಿಗೇಡತನದ ಕತ್ತಲಲ್ಲಿ ತೊಳಲಾಡುತ್ತಿರುವ ವ್ಯಕ್ತಿಗಳಂತೆ ಲೋಕದಲ್ಲಿ ಜೀವನ ಸಾಗಿಸುವನು ಎಂದು ನೀವು ಭಾವಿಸುವುದಾದರೂ ಹೇಗೆ?

ತೆರೆದು ಬಿಡುತ್ತಾನೆ ಮತ್ತು ಯಾರನ್ನು ಪಥಭ್ರಷ್ಟತೆಯಲ್ಲಿಡಲಿಚ್ಛಿಸುತ್ತಾನೋ ಅವನ ಹೃದಯವನ್ನು ಸಂಕೀರ್ಣಗೊಳಿಸುತ್ತಾನೆ. (ಇಸ್ಲಾಮಿನ ಬಗ್ಗೆ ಯೋಚಿಸುತ್ತಲೇ) ಅವನಿಗೆ, ತನ್ನ ಆತ್ಮವು ಆಕಾಶಕ್ಕೆ ಹಾರಿ ಹೋಗುತ್ತಿರುವುದೋ ಎಂದು ಭಾಸವಾಗುವಂತೆ ಅದನ್ನು ಅದುಮುತ್ತಾನೆ. ಹೀಗೆ ಅಲ್ಲಾಹನು(ಸತ್ಯದಿಂದ ಪರಾರಿ ಮತ್ತು ಆ ಕುರಿತು ತಿರಸ್ಕಾರದ)³² ಮಾಲಿನ್ಯವನ್ನು ವಿಶ್ವಾಸವಿಡದವರ ಮೇಲೆ ಹೇರಿ ಬಿಡುತ್ತಾನೆ.

126. ನಿಜವಾಗಿ ಈ ಮಾರ್ಗ ನಿಮ್ಮ ಪ್ರಭುವಿನ ನೇರ ಮಾರ್ಗವಾಗಿರುತ್ತದೆ ಮತ್ತು ಉಪದೇಶವನ್ನು ಸ್ವೀಕರಿಸುವವರಿಗೆ ಅದರ ಕುರುಹುಗಳು ವಿವರಿಸಲ್ಪಟ್ಟಿವೆ.

127. ಅವರ ಪ್ರಭುವಿನ ಬಳಿ ಅವರಿಗಾಗಿ ಶಾಂತಿ ಸದನವಿದೆ ಮತ್ತು ಅವರು ಕೈಗೊಂಡ ಸರಿಯಾದ ಕರ್ಮವಿಧಾನದ ಕಾರಣ ಅವನು ಅವರ ಸಂರಕ್ಷಕನಾಗಿರುತ್ತಾನೆ.

128. ಅಲ್ಲಾಹನು ಇವರೆಲ್ಲರನ್ನು ಸುತ್ತುವುದು ಒಟ್ಟುಗೂಡಿಸುವ ದಿನ 'ಯಕ್ಷ'ಶೈತಾನರನ್ನುದ್ದೇಶಿಸಿ, "ಓ 'ಯಕ್ಷ' ಕೂಟವೇ, ನೀವಂತು ಮಾನವ ವರ್ಗವನ್ನು ಚೆನ್ನಾಗಿ ಮೋಸ ಮಾಡಿದಿರಿ" ಎಂದು ಹೇಳುವನು. ಮನುಷ್ಯರ ಪೈಕಿ ಅವರ ಆಪ್ತ ಮಿತ್ರರಾದವರು "ಪ್ರಭೂ, ನಮ್ಮಲ್ಲಿ ಪ್ರತಿಯೊಬ್ಬನು ಇನ್ನೊಬ್ಬನನ್ನು ಚೆನ್ನಾಗಿ ಉಪಯೋಗಿಸಿಕೊಂಡಿದ್ದಾನೆ. ಈಗ ನೀನು ನಮಗಾಗಿ ನಿಶ್ಚಯಿಸಿದ್ದ ಕಾಲ ಘಟ್ಟಕ್ಕೆ ನಾವು ಬಂದು ತಲುಪಿದ್ದೇವೆ" ಎಂದು ಹೇಳುವರು. ಆಗ ಅಲ್ಲಾಹನು, "ಈಗ ನರಕಾಗ್ನಿಯೇ ನಿಮ್ಮ ವಾಸಸ್ಥಾನವಾಗಿದ್ದು ಅದರಲ್ಲಿ ನೀವು ಸದಾ ವಾಸಿಸುವಿರಿ" ಎಂದು ಹೇಳುವನು. ಅಲ್ಲಾಹನು ಯಾರನ್ನು ರಕ್ಷಿಸಲಿಚ್ಛಿಸುವನೋ ಅವರು ಮಾತ್ರ ಅದರಿಂದ ರಕ್ಷಣೆ ಹೊಂದುವರು. ನಿಶ್ಚಯವಾಗಿಯೂ ನಿಮ್ಮ ಪ್ರಭು ಮಹಾಧೀಮಂತನೂ ಸರ್ವಜ್ಞನೂ ಆಗಿರುತ್ತಾನೆ.

129. ಹೀಗೆ ಅಕ್ರಮಿಗಳು (ಭೂಲೋಕದಲ್ಲಿ ಪರಸ್ಪರ ಕೂಡಿಕೊಂಡು) ಮಾಡುತ್ತಿದ್ದ ದುಡಿಮೆಯ ಕಾರಣದಿಂದ ನಾವು (ಪರಲೋಕದಲ್ಲಿ) ಅವರನ್ನು ಪರಸ್ಪರ ಸಂಗಾತಿಗಳಾಗಿ ಮಾಡುವೆವು.

صَدْرَهُ ضَيْقًا حَرَجًا كَأَسْبَابِ يَصْعَدُ فِي
السَّمَاءِ كَذَلِكَ يَجْعَلُ اللَّهُ الرِّجْسَ
عَلَى الَّذِينَ لَا يُؤْمِنُونَ ﴿٣٠﴾

وَهَذَا صِرَاطٌ رَبِّكَ مُسْتَقِيمًا قَدْ
فَصَّلْنَا الْآيَاتِ لِقَوْمٍ يَتَذَكَّرُونَ ﴿٣١﴾

لَهُمْ دَارُ السَّلَامِ عِنْدَ رَبِّهِمْ وَهُوَ
وَلِيَّهُمْ بِمَا كَانُوا يَعْمَلُونَ ﴿٣٢﴾

وَيَوْمَ يَحْشُرُهُمْ جَبِعًا يَمَعَشَرَ الْجِنَّ
قَدْ اسْتَكْبَرْتُمْ مِنَ الْإِنْسِ وَقَالَ أَوْلِيَّتُهُمْ
مِنَ الْإِنْسِ رَبَّنَا اسْتَمْتَعَ بَعْضُنَا بِبَعْضٍ
وَبَكَلْنَا الْآجِلَاتِ الَّذِي أَجَلَتْ لَنَا قَالَ النَّارُ
مَثْوَاكُمْ خَالِدِينَ فِيهَا إِلَّا مَا شَاءَ اللَّهُ
إِنَّ رَبَّكَ حَكِيمٌ عَلِيمٌ ﴿٣٣﴾

وَكَذَلِكَ نُورِي الظَّالِمِينَ بَعْضًا
بِمَا كَانُوا يَكْسِبُونَ ﴿٣٤﴾

32. ಈ ವಾಕ್ಯದಿಂದ ಸ್ಪಷ್ಟವಾಗುವುದೇನೆಂದರೆ ವಿಶ್ವಾಸವಿಡದವರ ಮನಸ್ಸನ್ನು ಅಲ್ಲಾಹನು ಇಸ್ಲಾಮಿನ ಮಟ್ಟಿಗೆ ಸಂಕುಚಿತಗೊಳಿಸುತ್ತಾನೆ ಮತ್ತು ಅವನು ಅವರಿಗೆ ಮಾರ್ಗದರ್ಶನ ಮಾಡಲಿಚ್ಛಿಸುವುದಿಲ್ಲ.

130. "ಓ 'ಯಕ್ಷ' ಮತ್ತು ಮಾನವ ವರ್ಗವೇ, ನಿಮಗೆ ನನ್ನ ನಿದರ್ಶನಗಳನ್ನು ಕೇಳಿಸುತ್ತ ಇಂದಿನ ಪರಿಣಾಮದ ಬಗ್ಗೆ ಎಚ್ಚರಿಸಲಿಕ್ಕಾಗಿ ನಿಮ್ಮ ಬಳಿಗೆ ನಿಮ್ಮೊಳಗಿಂದಲೇ ಸಂದೇಶವಾಹಕರು ಬಂದಿರಲಿಲ್ಲವೇ?" (ಎಂದೂ ಆ ಸಂದರ್ಭದಲ್ಲಿ ಅಲ್ಲಾಹನು ಅವರೊಡನೆ ಕೇಳುವನು) ಅವರು, "ನಿಜ. ನಮ್ಮ ವಿರುದ್ಧ ನಾವೇ ಸಾಕ್ಷಿ ಹೇಳುತ್ತೇವೆ" ಎನ್ನುವರು. ಇಂದು ಲೌಕಿಕ ಜೀವನವು ಇವರನ್ನು ವಂಚನೆಗೊಳಪಡಿಸಿರುತ್ತದೆ. ಆದರೆ ಆಗ ಅವರು ನಾವು ಸತ್ಯನಿಷೇಧಿಗಳಾಗಿದ್ದೆವೆಂದು ತಮ್ಮ ವಿರುದ್ಧ ತಾವೇ ಸಾಕ್ಷಿ ಹೇಳುವರು.

يَمَعَشَرَ الْجِنَّ وَالْإِنْسَ أَلَمْ يَأْتِكُمْ
رُسُلٌ مِنْكُمْ يَقُصُّونَ عَلَيْكُمْ آيَاتِي
وَيُنذِرُونَكُمْ لِقَاءَ يَوْمِكُمْ هَذَا قَالُوا
شَهَدَاتًا عَلَى أَنْفُسِنَا وَعَرَّتْهُمْ الْحَيَاةُ
الدُّنْيَا وَشَهِدُوا عَلَى أَنْفُسِهِمْ أَنَّهُمْ
كَاذِبُونَ ﴿٣٠﴾

131. ನಿಮ್ಮ ಪ್ರಭು, ನಾಡಿನ ನಿವಾಸಿಗಳು ವಾಸ್ತವಿಕತೆಯ ಬಗ್ಗೆ ಬೋಧ ರಹಿತರಾಗಿದ್ದಾಗ ಅಕ್ರಮವಾಗಿ ಆ ನಾಡುಗಳನ್ನು ನಾಶಗೊಳಿಸುವವನಾಗಿರಲಿಲ್ಲ (ಎಂಬುದು ಸಾಬೀತಾಗಲಿಕ್ಕಾಗಿ ಅವರಿಂದ ಈ ಸಾಕ್ಷ್ಯವನ್ನು ಪಡೆಯಲಾಗುವುದು)

ذَلِكَ أَنْ لَمْ يَكُنْ رَبُّكَ مُهْلِكَ الْقُرَى
بِظُلْمٍ وَأَهْلُهَا غَفْلُونَ ﴿٣١﴾

132. ಪ್ರತಿಯೊಬ್ಬನ ಸ್ಥಾನವು ಅವನ ಕರ್ಮಕ್ಕನುಸಾರವಾಗಿರುತ್ತದೆ ಮತ್ತು ನಿಮ್ಮ ಪ್ರಭು ಜನರ ಕರ್ಮಗಳ ಬಗ್ಗೆ ಅಲಕ್ಷ್ಯನಾಗಿರುವುದಿಲ್ಲ.

وَلكلِّ دَرَجَاتٍ وَمَا عَمِلُوا طَوَّارًا لَكَ
بِغَافِلٍ عَمَّا يَعْمَلُونَ ﴿٣٢﴾

133. ನಿಮ್ಮ ಪ್ರಭು ನಿರಪೇಕ್ಷನು ಮತ್ತು ದಯೆಯು ಅವನ ಧೋರಣೆಯಾಗಿದೆ. ಅವನು ನಿಮ್ಮನ್ನು ಬೇರೆ ಕೆಲವರ ವಂಶದಿಂದ ಉದ್ಧಾರಗೊಳಿಸಿದಂತೆ ಅವನಿಚ್ಛಿಸಿದರೆ ನಿಮ್ಮನ್ನು ನೀಗಿಸಿ ನಿಮ್ಮ ಸ್ಥಾನದಲ್ಲಿ ತನಗಿಷ್ಟ ಬಂದವರನ್ನು ತರಬಲ್ಲನು.

وَسَبِّحْكَ الْعُرَى ذُو الرَّحْمَةِ إِنَّا شَاءُيْدُهُمْ
وَيَسْتَجْلِفُ مِنْ بَعْدِكُمْ مَا يَشَاءُ كَمَا
أَنْشَأَكُمْ مِنْ ذُرِّيَّةٍ قَوْمٍ آخَرِينَ ﴿٣٣﴾

134. ನಿಮಗೆ ಯಾವುದರ ವಾಗ್ಧಾನ ಮಾಡಲಾಗುತ್ತಿದೆಯೋ ಅದು ಬಂದೇ ತೀರುವುದು ಖಚಿತ. ನೀವು ಅಲ್ಲಾಹನನ್ನು ಮಣಿಸುವ ಸಾಮರ್ಥ್ಯವನ್ನು ಹೊಂದಿಲ್ಲ.

إِنَّ مَا تُوْعَدُونَ لَآتٍ وَمَا أَنْتُمْ
بِعُجْرِينَ ﴿٣٤﴾

135. ಓ ಪೈಗಂಬರರೇ, ಹೇಳಿರಿ: "ಜನರೇ, ನೀವು ನಿಮ್ಮ ಸ್ಥಾನದಲ್ಲಿ ಕಾರ್ಯನಿರತರಾಗಿರಿ, ನಾನೂ ನನ್ನ ಸ್ಥಾನದಲ್ಲಿ ಕಾರ್ಯ ನಿರತನಾಗಿರುತ್ತೇನೆ. ಅಂತಿಮ ಪರಿಣಾಮ ಯಾರ ಪಾಲಿಗೆ ಹಿತಕರವಾಗಿರುವುದೆಂಬುದು ಸದ್ಯವೇ ನಿಮಗೆ ತಿಳಿದು ಬರುವುದು. ನಿಶ್ಚಯವಾಗಿಯೂ ಅಕ್ರಮಿಗಳು ಎಂದಿಗೂ ಯಶಸ್ಸು ಪಡೆಯಲಾರರು."

قُلْ يَقَوْمِ اعْمَلُوا عَلَى مَا أَنْتُمْ
عَامِلُونَ فَمَنْ تَعْمَلُونَ مَنْ تَكُونُ لَهُ
عَاقِبَةُ الدَّارِ إِنَّهُ لَا يُفْلِحُ الظَّالِمُونَ ﴿٣٥﴾

136. ಇವರು ಅಲ್ಲಾಹನಿಗೆ, ಸ್ವತಃ ಆತನೇ ಉಂಟುಮಾಡಿದ ಹೊಲ

وَجَعَلُوا لِلَّهِ مِمَّا ذَرَأَ مِنَ الْحَرْثِ وَالْأَنْعَامِ

ಮತ್ತು ಚಾನುವಾರುಗಳಲ್ಲಿ ಒಂದಂಶವನ್ನು ನಿಶ್ಚಯಿಸಿದ್ದಾರೆ ಮತ್ತು ಇದು ಅಲ್ಲಾಹನಿಗೆ ಮತ್ತು ಇದು ನಾವು ನಿಶ್ಚಯಿಸಿಕೊಂಡಿರುವ ಸಹಭಾಗಿಗಳಿಗಂದು ತಾವೇ ಹೇಳಿಕೊಳ್ಳುತ್ತಾರೆ. ಆ ಬಳಿಕ ಇವರು ತಮ್ಮ ಸಹಭಾಗಿಗಳಿಗೆ ನಿಶ್ಚಯಿಸಿದ ಪಾಲು ಅಲ್ಲಾಹನಿಗೆ ಮುಟ್ಟುವುದಿಲ್ಲ. ಆದರೆ ಅಲ್ಲಾಹನಿಗೆ ನಿಶ್ಚಯಿಸಿದ ಪಾಲು ಇವರ ಸಹಭಾಗಿಗಳಿಗೆ ತಲುಪಿಬಿಡುತ್ತದೆ.³³ ಎಂತಹ ಕೆಟ್ಟ ತೀರ್ಮಾನ ಮಾಡುತ್ತಾರಿವರು.

نَصِيبًا فَقَالُوا هَذَا لِلَّهِ بِرِزْقِهِمْ وَهَذَا
لِشْرِكائِهِمْ قَمَا كَانَ لِشْرِكائِهِمْ فَلَا يَصِلُ
إِلَى اللَّهِ وَمَا كَانَ لِلَّهِ فَهُوَ يَصِلُ إِلَى
شُرَكَائِهِمْ سَاءَ مَا يَحْكُمُونَ ﴿٣٣﴾

137. ಇದೇ ರೀತಿಯಲ್ಲಿ ಅನೇಕ 'ಬಹುದೇವವಿಶ್ವಾಸಿ'ಗಳಿಗೆ ಅವರ ಸಹಭಾಗಿಗಳು ತಮ್ಮ ಮಕ್ಕಳ ವಧೆಯನ್ನು ಮನೋಹರಗೊಳಿಸಿ ಬಿಟ್ಟಿದ್ದಾರೆ.³⁴ ಇದು, ಅವರನ್ನು ವಿನಾಶಕ್ಕೊಳಪಡಿಸಲಿಕ್ಕಾಗಿ ಮತ್ತು ಅವರ ಪಾಲಿಗೆ ಅವರ ಧರ್ಮವನ್ನು ಸಂದೇಹಾಸ್ಪದಗೊಳಿಸಲಿಕ್ಕಾಗಿ.³⁵ ಅಲ್ಲಾಹನಿಚ್ಚಿಸುತ್ತಿದ್ದರೆ ಇವರು ಹಾಗೆ ಮಾಡುತ್ತಿರಲಿಲ್ಲ. ಆದುದರಿಂದ ಇವರು ತಮ್ಮ ಸುಳ್ಳು ಸೃಷ್ಟಿಯೆಲ್ಲೇ ಬಿದ್ದಿರಲಿಕ್ಕಾಗಿ ಇವರನ್ನು ಬಿಟ್ಟುಬಿಡಿರಿ.

وَكَذَلِكَ نَرِي لِكَيْدِ الَّذِينَ الْمُشْرِكِينَ
قَتَلُوا أَوْلَادَهُمْ شُرَكَائِهِمْ لِيُزِدُوهُمْ
وَلِيُكْسِبُوا أَعْيُنَهُمْ دِرْهَمًا وَتَوَسَّأَ اللَّهُ مَا
فَعَلُوا قَدَّحُوا لَهُمْ وَمَا يَفْقَرُونَ ﴿٣٤﴾

33. ಅವರು ದೇವನ ಹೆಸರಲ್ಲಿ ಪ್ರತ್ಯೇಕಿಸಲಾದ ಪಾಲಿನಲ್ಲೂ ತರತರದ ಕುಶಲತೆಗಳನ್ನು ನಡೆಸಿ ಕಡಿತಗೊಳಿಸುತ್ತಿದ್ದರು. ಎಲ್ಲಾ ವಿಧದಿಂದಲೂ ತಮ್ಮ ಸ್ವಯಂಕೃತ ದೇವ ಸಹಭಾಗಿಗಳ ಅಂಶವನ್ನು ಹೆಚ್ಚಿಸಲು ಅವರು ಪ್ರಯತ್ನಿಸುತ್ತಿದ್ದರು. ಉದಾ: ಧಾನ್ಯ ಮತ್ತು ಹಣ್ಣುಹಂಪಲುಗಳನ್ನು ದೇವನ ಹೆಸರಲ್ಲಿ ಪ್ರತ್ಯೇಕಗೊಳಿಸುವ ಸಂದರ್ಭದಲ್ಲಿ ಸ್ವಲ್ಪ ಭಾಗ ಬಿದ್ದುಬಿಟ್ಟರೆ ಅದನ್ನು ತಮ್ಮ ಸಹಭಾಗಿಗಳ ಪಾಲಿಗೆ ಸೇರಿಸುತ್ತಿದ್ದರು. ಸಹಭಾಗಿಗಳ ಪಾಲು ಬಿದ್ದುಬಿಟ್ಟರೆ ಅಥವಾ ದೇವನಿಗಾಗಿ ಪ್ರತ್ಯೇಕಿಸಲಾದ ಭಾಗಕ್ಕೆ ಸೇರಿಬಿಟ್ಟರೆ ಅದನ್ನು ಮರಳಿ ಪಡೆದು ಕೊಳ್ಳುತ್ತಿದ್ದರು. ಹರಕೆ ಮಾಡಲಾದ ಧಾನ್ಯವನ್ನು ಉಪಯೋಗಿಸಬೇಕಾದಂತಹ ಅನಿವಾರ್ಯತೆ ಎದುರಾದರೆ ದೇವನ ಪಾಲನ್ನು ತಿಂದು ಬಿಡುತ್ತಿದ್ದರು. ಆದರೆ ತಮ್ಮ ಸಹಭಾಗಿಗಳ ಅಂಶಕ್ಕೆ ಕೈಯನ್ನೂ ತಾಗಿಸುತ್ತಿರಲಿಲ್ಲ. ಅದರಿಂದ ಯಾವ ಆಪತ್ತು ಬಂದರೆಗಬಹುದೋ ಎಂದು ಅವರು ಹೆದರುತ್ತಿದ್ದರು.

34. ಇಲ್ಲಿ 'ಸಹಭಾಗಿಗಳು' ಎಂಬ ಪದ ಪೂರ್ವೋಕ್ತ ಅರ್ಥದಲ್ಲಿ ಪ್ರಯೋಗಿಸಲ್ಪಟ್ಟಿಲ್ಲ. ಪರಸ್ಪರರು ಎಂಬರ್ಥದಲ್ಲಿ ಪ್ರಯೋಗಿಸಲ್ಪಟ್ಟಿದೆ. 136ನೆಯ ಸೂಕ್ತದಲ್ಲಿ ಸಹಭಾಗಿಗಳು ಎಂಬ ಪದ ಅವರ ಆರಾಧ್ಯರುಗಳು ಎಂಬ ಅರ್ಥದಲ್ಲಿ ಪ್ರಯೋಗಿಸಲ್ಪಟ್ಟಿದೆ. ಅವರ ಶಿಫಾರಸು, ಮಧ್ಯವರ್ತಿತನ ಮತ್ತು ಪ್ರಭಾವದ ಮೂಲಕವೇ ಅನುಗ್ರಹ ಪ್ರಾಪ್ತವಾಗುತ್ತದೆಂದು ಅವರು ಭಾವಿಸುತ್ತಿದ್ದರು. ಅನುಗ್ರಹ ಪ್ರಾಪ್ತಿಗಾಗಿ ಸ್ತುತಿಸುವಾಗ ಆ ಆರಾಧ್ಯರುಗಳನ್ನೂ ಅವರು ದೇವನ ಸಹಭಾಗಿಗಳನ್ನಾಗಿ ಮಾಡುತ್ತಿದ್ದರು. ಆದರೆ ಈ ಸೂಕ್ತದಲ್ಲಿ 'ಸಹಭಾಗಿಗಳು' ಎಂಬ ಪದವನ್ನು ಶಿಶುಹತ್ಯೆಯ ಪದ್ಧತಿಯನ್ನು ಚಾರಿಗೊಳಿಸಿದ ಮನುಷ್ಯರ ಪಾಲಿಗೆ ಬಳಸಲಾಗಿದೆ. ಈ ಬರ್ಬರ ಪದ್ಧತಿಯನ್ನು ಜನರ ಪಾಲಿಗೆ ಧರ್ಮಸಮ್ಮತ ಮತ್ತು ಪ್ರಿಯಕರವಾಗಿ ಮಾಡಿದ ನರಪಿತಾಚಿಗಳ ಕುರಿತು ಈ ಪದವನ್ನು ಉಪಯೋಗಿಸಲಾಗಿದೆ. ಶಿಶು ಹತ್ಯೆಯ ಮೂರು ವಿಧಗಳು ಅರಬರಲ್ಲಿ ಚಾರಿಯಲ್ಲಿದ್ದವು. ಕುರ್‌ಆನಿನಲ್ಲಿ ಆ ಮೂರೂ ಪದ್ಧತಿಗಳ ಕಡೆಗೆ ಸೂಚಿಸಲಾಗಿದೆ-

- ಹೆಣ್ಣು ಶಿಶು ಹತ್ಯೆ: ಯಾರೂ ತನ್ನ ಅಳಿಯನಾಗಬಾರದು. ಗೋತ್ರ ಕಲಹದ ವೇಳೆ ಹೆಣ್ಣುಕಳು ಶತ್ರುಗಳ ಕೈ ಸೇರಬಾರದು. ಅಥವಾ ಇನ್ನಾವುದೇ ಕಾರಣದಿಂದ ಅವರು ತನ್ನ ಮಾನನಷ್ಟಕ್ಕೆ ಕಾರಣವಾಗಬಾರದು ಎಂಬುದೇ ಇದರ ಉದ್ದೇಶ.
- ಶಿಶು ಹತ್ಯೆ: ಅವರ ಪೋಷಣೆಯ ಭಾರವನ್ನು ಸಹಿಸಲು ಸಾಧ್ಯವಾಗದಿರುವುದು. ಆರ್ಥಿಕ ಮೂಲಗಳ ಕೊರತೆಯಿಂದಾಗಿ ಅವರು ಹೊರಲಾರದ ಹೊರೆಯಾಗಿ ಮಾರ್ಪಡುವುದು.
- ತಮ್ಮ ಆರಾಧ್ಯರುಗಳ ಸಂಪ್ರೀತಿಗಾಗಿ ಮಕ್ಕಳನ್ನು ಬಲಿ ಕೊಡುವುದು.

35. ಅಜ್ಞಾನ ಕಾಲದ ಅರಬರು ತಮ್ಮನ್ನು ಇಬ್‌ರಾಹೀಮ್ ಮತ್ತು ಇಸ್ಮಾಕೀಲರ(ಅ) ಅನುಯಾಯಿಗಳು ಎನ್ನುತ್ತಿದ್ದರು. ಆದ್ದರಿಂದ ತಾವು ಪಾಲಿಸುತ್ತಿರುವ ಧರ್ಮ, ದೇವನ ದೃಷ್ಟಿಯಲ್ಲಿ ಅತ್ಯಂತ ಪ್ರಿಯವಾದುದೆಂದು ಅವರು ಭಾವಿಸುತ್ತಿದ್ದರು. ಆದರೆ ಅವರ ಧರ್ಮದಲ್ಲಿ ಶತಮಾನಗಳಿಂದ ಧಾರ್ಮಿಕ ಮುಖಂಡರು, ಗೋತ್ರದ ನಾಯಕರು, ಕುಟುಂಬದ ಹಿರಿಯರೇ ಮುಂತಾದ ವ್ಯಕ್ತಿಗಳು ವಿವಿಧ ಬಗೆಯ

138. ಇವರು, ಈ ಪ್ರಾಣಿಗಳೂ ಈ ಹೊಲಗಳೂ ಸುರಕ್ಷಿತವಾಗಿವೆ. ಇವುಗಳನ್ನು ನಾವು ಉಣಿಸಲಿಚ್ಛಿಸುವವರು ಮಾತ್ರ ಉಣ್ಣಬಹುದು ಎನ್ನುತ್ತಾರೆ. ವಸ್ತುತಃ ಈ ನಿರ್ಬಂಧವು ಇವರ ಸ್ವಕಲ್ಪಿತವಾಗಿದೆ. ಹಾಗೆಯೇ ಕೆಲವು ಪ್ರಾಣಿಗಳ ಮೇಲೆ ಸವಾರಿ ಮಾಡುವುದೂ ಭಾರ ಹೇರುವುದೂ ನಿಷೇಧಿಸಲ್ಪಟ್ಟಿದೆ ಮತ್ತು ಇವರು ಅಲ್ಲಾಹನ ನಾಮವನ್ನು ಚ್ಚರಿಸದ ಕೆಲವು ಪ್ರಾಣಿಗಳೂ ಇವೆ. ಇವೆಲ್ಲವೂ ಅವರು ಅಲ್ಲಾಹನ ಮೇಲೆ ಹೊರಿಸಿರುವ ಆರೋಪಗಳು. ಅಲ್ಲಾಹನು ಅವರಿಗೆ ಈ ಸುಳ್ಳಾರೋಪಗಳ ಪ್ರತಿಫಲವನ್ನು ಸದ್ಯದಲ್ಲೇ ಕೊಡುವನು.

139. ಈ ಪ್ರಾಣಿಗಳ ಹೊಟ್ಟೆಯೊಳಗಿರುವುದು ನಮ್ಮ ಪುರುಷರಿಗೆ ಕಾದಿರಿಸಿದ್ದೆಂದೂ ನಮ್ಮ ಸ್ತ್ರೀಯರಿಗೆ ಅದು ನಿಷಿದ್ಧವಾಗಿರುತ್ತದೆಂದೂ, ಅದು ಸತ್ತಿದ್ದರೆ ಮಾತ್ರ ಉಭಯತ್ರರೂ ಅದನ್ನು ತಿನ್ನುವುದರಲ್ಲಿ ಭಾಗಿಗಳಾಗಬಹುದೆಂದೂ ಅವರು ಹೇಳುತ್ತಾರೆ. ಅವರ ಈ ಕಲ್ಪಿತ ಮಾತುಗಳಿಗಾಗಿ ಅವರ ಪ್ರತಿಫಲವನ್ನು ಅಲ್ಲಾಹನು ಅವರಿಗೆ ಕೊಟ್ಟೇ ತೀರುವನು. ನಿಶ್ಚಯವಾಗಿಯೂ ಅವನು ಯುಕ್ತಿಪೂರ್ಣನೂ ಸರ್ವಜ್ಞನೂ ಆಗಿರುತ್ತಾನೆ.

140. ನಿಶ್ಚಯವಾಗಿಯೂ ತಮ್ಮ ಮಕ್ಕಳನ್ನು ಅಜ್ಞಾನ ಮತ್ತು ತಿಳಿಗೇಡಿತನದಿಂದ ವಧಿಸಿದವರೂ ಅಲ್ಲಾಹನು ಪ್ರದಾನ ಮಾಡಿದ ಅನ್ನಾಹಾರವನ್ನು ಸುಳ್ಳು ಸೃಷ್ಟಿಯೊಂದಿಗೆ ನಿಷೇಧ ಮಾಡಿ ಕೊಂಡವರೂ ನಷ್ಟದಲ್ಲಿ ಬಿದ್ದರು. ನಿಶ್ಚಯವಾಗಿಯೂ ಅವರು ಪಥಭ್ರಷ್ಟರಾದರು ಮತ್ತು ಎಷ್ಟು ಮಾತ್ರಕ್ಕೂ ಅವರು ಸನ್ಮಾರ್ಗ ಹೊಂದುವವರಲ್ಲಾಗಿರಲಿಲ್ಲ.

141. ತರತರದ ಉದ್ಯಾನಗಳನ್ನೂ ದ್ರಾಕ್ಷಾ ತೋಟಗಳನ್ನೂ ಖಜೂರ ತೋಟಗಳನ್ನೂ ಬೆಳೆಗಳನ್ನೂ ಬೆಳೆಸಿದವನು ಅಲ್ಲಾಹನೇ. ಅವುಗಳಿಂದ ತರತರದ ಆಹಾರ ಪದಾರ್ಥಗಳು ಸಿಗುತ್ತವೆ. ರೈತೂನ್ (ಇಪ್ಪೆ) ಮತ್ತು ದಾಳಿಂಬೆಗಳ ಮರಗಳನ್ನೂ ಬೆಳೆಸಿದನು. ಅವುಗಳ ಫಲಗಳು ಆಕಾರದಲ್ಲಿ ಏಕ ಪ್ರಕಾರವಾಗಿದ್ದು ರುಚಿಯಲ್ಲಿ ಭಿನ್ನವಾಗಿರುತ್ತವೆ. ಅವುಗಳು ಫಲಿಸಿದಾಗ ಫಲಗಳನ್ನು ತಿನ್ನಿರಿ. ಅವುಗಳ ಬೆಳೆಯನ್ನು ಕೊಯ್ದಾಗ ಅಲ್ಲಾಹನ ಹಕ್ಕನ್ನು ಸಂದಾಯ ಮಾಡಿರಿ ಮತ್ತು ದುರ್ವ್ಯಯ ಮಾಡಬೇಡಿರಿ. ದುರ್ವ್ಯಯ ಮಾಡುವವರನ್ನು ಅಲ್ಲಾಹನು ಮೆಚ್ಚುವುದಿಲ್ಲ.

وَقَالُوا هٰذِهِ اَنْعَامٌ وَّحَرْتٌ حِجْرٌ كَمَا
يُطْعَمُهَا اِلَّا مَنْ شَاءَ بِزَعْمِهِمْ وَاَنْعَامٌ
حُرِّمَتْ ظُهُورُهَا وَاَنْعَامٌ لَا يَدْكُرُون
اسْمَ اللّٰهِ عَلَيْهَا افْتِرَاءً عَلَيْهِ سِجْرٌ يُّبْحَثُ
بِهَا كَاٰنُوا يَفْتَرُونَ ﴿١٣٨﴾

وَقَالُوا مَا فِي بُطُونِ هٰذِهِ الْاَنْعَامِ خَالِصَةٌ
لِّذٰكُوْرِنَا وَّمَحْرَمٌ عَلٰى اٰنْسَا وَاِجْنَآءٍ وَاِنْ
يَكُنْ مَّيْتَةً فَهُمْ فِيْهِ شُرَكَآءٌ سِجْرٌ يُّبْحَثُ
وَصَفَّهُمْ اِنَّهُمْ حٰكِيْمٌ عَلِيْمٌ ﴿١٣٩﴾

قَدْ خَسِرَ الَّذِيْنَ قَتَلُوْا اَوْلَادَهُمْ سَفَهًا
بِعَيْرِ عِلْمٍ وَّحَرَمُوْا مَا رَزَقَهُمُ اللّٰهُ افْتِرَاءً
عَلَى اللّٰهِ قَدْ صَلُّوْا وَاَمَّا كَاٰنُوا مُهْتَدِيْنَ ﴿١٤٠﴾

وَهُوَ الَّذِيْ اَنْشَأَ جَنَّٰتٍ مَّعْرُوْشٰتٍ وَّغَيْرِ
مَّعْرُوْشٰتٍ وَّالتَّخْلُ وَاَلرَّرْمَعِ وَاَلْمُخْتَلِفِ
اَلْكُلَّةِ وَاَلرَّيْحٰنِ وَاَلرَّمَّٰنِ مُتَشٰبِهًا وَّغَيْرِ
مُّتَشٰبِهٍ كُلُوْا مِنْ ثَمَرِهٖ اِذَا اَشْمَرَ وَاَنْتُمْ
اَنْتُمْ اَحْقٰهُ يَوْمَ حَصَادِهٖ وَاَلَا تَنْسُرُوْنَ
اِنَّهٗ لَا يُحِبُّ الْمُسْرِفِيْنَ ﴿١٤١﴾

ನಂಬಿಕೆ, ಪದ್ಧತಿ ಮತ್ತು ಕಟ್ಟಳೆಗಳನ್ನು ಸೇರಿಸುತ್ತಾ ಬಂದಿದ್ದರು. ಅನಂತರದ ಪೀಳಿಗೆಗಳು ಅದನ್ನು ತಮ್ಮ ಧರ್ಮದ ಅವಿಭಾಜ್ಯ ಅಂಗವೆಂದು ಭಾವಿಸಿದವು. ಹೀಗೆ ಅವರ ಧರ್ಮ ಸಂಪೂರ್ಣವಾಗಿ ಸಂದೇಹಾಸ್ಪದವಾಯಿತು.

142. ಜಾನುವಾರುಗಳಲ್ಲಿ ಸವಾರಿ ಮತ್ತು ಹೊರೆ ಹೊರುವುದಕ್ಕಾಗಿ ಉಪಯೋಗವಾಗುವವುಗಳನ್ನೂ ತಿನ್ನಲು ಮತ್ತು ಹಾಸಲು ಉಪಯೋಗವಾಗುವವುಗಳನ್ನೂ³⁶ ಉಂಟುಮಾಡಿದವನು ಅವನೇ. ಅಲ್ಲಾಹನು ನಿಮಗೆ ದಯಪಾಲಿಸಿದ ವಸ್ತುಗಳಿಂದ ತಿನ್ನಿರಿ ಮತ್ತು ಶೈತಾನನನ್ನು ಅನುಸರಿಸಬೇಡಿರಿ. ನಿಜವಾಗಿಯೂ ಅವನು ನಿಮ್ಮ ಪ್ರತ್ಯಕ್ಷ ಶತ್ರು.

وَمِنَ الْأَنْعَامِ حَمُولَةً وَفَرْشًا كُرُوا
مِمَّا رَزَقَكُمُ اللَّهُ وَلَا تَتَّبِعُوا خُطُوبَ
الشَّيْطَانِ إِنَّهُ لَكُمْ عَدُوٌّ مُّبِينٌ ﴿٤٢﴾

143. ಇವು ಎಂಟು ಗಂಡು ಹೆಣ್ಣುಗಳು. ಎರಡು ಕುರಿಯ ಜಾತಿಯಿಂದ ಮತ್ತು ಎರಡು ಆಡಿನ ಜಾತಿಯಿಂದ. ಓ ಪೈಗಂಬರರೇ, ಇವರೊಡನೆ ಕೇಳಿರಿ - ಅಲ್ಲಾಹನು ನಿಷೇಧಿಸಿರುವುದು ಇವುಗಳ ಗಂಡನ್ನೇ ಅಥವಾ ಹೆಣ್ಣನ್ನೇ? ಅಥವಾ ಕುರಿಗಳ ಮತ್ತು ಆಡುಗಳ ಹೊಟ್ಟೆಯೊಳಗಿರುವ ಮರಿಗಳನ್ನೇ? ನೀವು ಸತ್ಯವಂತರಾಗಿದ್ದರೆ ಸರಿಯಾದ ಜ್ಞಾನದೊಂದಿಗೆ ನನಗೆ ತಿಳಿಸಿರಿ.

شَنِيعَةً أُرْوِجُ مِنَ الضَّالِّينَ وَ
مِنَ الْمَعْرِزِ اثْنَيْنِ قُلْ الذَّاكِرِينَ حَرَّمَ
أَمْرَ الْأُنثَيَيْنِ أَمَا اسْتَسْلَمْتُ عَلَيْكُمْ
الْأُنثَيَيْنِ نَبِيُّنِي يَعْلَمُ إِن كُنْتُمْ صَادِقِينَ ﴿٤٣﴾

144. ಇದೇ ರೀತಿಯಲ್ಲಿ ಎರಡು ಒಂಟೆಯ ಜಾತಿಯಿಂದ ಮತ್ತು ಎರಡು ದನದ ಜಾತಿಯಿಂದ ಇವೆ. ಕೇಳಿರಿ; ಅಲ್ಲಾಹನು ನಿಷೇಧಿಸಿರುವುದು ಇವುಗಳ ಗಂಡನ್ನೇ ಅಥವಾ ಹೆಣ್ಣನ್ನೇ ಅಥವಾ ಒಂಟೆ ಮತ್ತು ದನದ ಹೊಟ್ಟೆಯೊಳಗಿರುವ ಕರುಗಳನ್ನೇ? ಅಲ್ಲಾಹನು ಇವುಗಳನ್ನು ನಿಷೇಧಿಸಿದ ಆಜ್ಞೆ ಕೊಟ್ಟಾಗ ನೀವು ಉಪಸ್ಥಿತರಿದ್ದೀರಾ? ಜ್ಞಾನವಿಲ್ಲದೆ ಜನರನ್ನು ತಪ್ಪು ದಾರಿಗಳೆಂಬ ಕ್ಯಾಗಿ ಅಲ್ಲಾಹನ ಮೇಲೆ ಮಿಥ್ಯಾರೋಪ ಹೊರಿಸುವವನಿಗಿಂತ ದೊಡ್ಡ ಅಕ್ರಮಿ ಇನ್ನಾರಿರಬಹುದು? ನಿಶ್ಚಯವಾಗಿಯೂ ಅಲ್ಲಾಹನು ಇಂತಹ ಅಕ್ರಮಿಗಳಿಗೆ ಮಾರ್ಗದರ್ಶನವನ್ನೀಯುವುದಿಲ್ಲ.

وَمِنَ الْإِبِلِ اثْنَيْنِ وَمِنَ الْبَقَرِ اثْنَيْنِ
قُلْ الذَّاكِرِينَ حَرَّمَ أَمْرَ الْأُنثَيَيْنِ
أَمَا اسْتَسْلَمْتُ عَلَيْكُمْ أَرْحَامُ الْأُنثَيَيْنِ
أَمْ كُنْتُمْ شُهَدَاءَ إِذْ وَصَّيْتُكُمْ اللَّهُ بِهَذَا
فَمَنْ أَظْلَمُ مِمَّنِ افْتَرَى عَلَى اللَّهِ كَذِبًا
لِيُضِلَّ النَّاسَ بِغَيْرِ عِلْمٍ إِنَّ اللَّهَ لَا
يَهْدِي الْقَوْمَ الظَّالِمِينَ ﴿٤٤﴾

145. ಓ ಪೈಗಂಬರರೇ, ಅವರೊಡನೆ ಹೇಳಿರಿ- ನನ್ನ ಬಳಿ ಬಂದಿರುವ 'ದಿವ್ಯವಾಣಿ'ಯಲ್ಲಂತೂ ಶವ ಅಥವಾ ಸುರಿಸಲ್ಪಟ್ಟ ರಕ್ತ ಅಥವಾ ಹಂದಿಯ ಮಾಂಸ- ಅದು ಮಲಿನವಾಗಿರುವುದರಿಂದ- ಅಥವಾ ಅಲ್ಲಾಹನ ಹೊರತು ಇತರರ ಹೆಸರಲ್ಲಿ ಬಲಿಹೊಡಲ್ಪಟ್ಟುದು³⁷ ಅದು ಧರ್ಮಭ್ರಷ್ಟವಾಗಿರುವುದರಿಂದ ಇವಲ್ಲದೆ ಇನ್ನಾವ ವಸ್ತುವೂ ತಿನ್ನುವವನಿಗೆ ನಿಷಿದ್ಧವಾಗಿರುವುದನ್ನು ನಾನು

قُلْ لَا آجِدُ فِي مَا أُوحِيَ إِلَيَّ مُحَرَّمًا عَلَى
طَاعِمٍ يَطْعَمُهُ إِلَّا أَنْ يَكُونَ مَيْتَةً أَوْ
دَمًا مَسْفُوحًا أَوْ لَحْمَ خِنزِيرٍ فَإِنَّهُ
رَجْسٌ أَوْ فَسَقًا أَهْلَ بَيْتٍ لِيُغَيِّرَ اللَّهُ بِهٖ

36. ಅರ್ಥಾತ್- ಅವುಗಳ ತೊಗಲು ಮತ್ತು ರೋಮಗಳಿಂದ ಹಾಸನ್ನು ತಯಾರಿಸಲಾಗುತ್ತದೆ.

37. ಇದರ ಅರ್ಥ ಇವುಗಳನ್ನುಳಿದು ಬೇರಾವುದೇ ತಿನ್ನುವ ವಸ್ತು ಶರೀಅತ್‌ನಲ್ಲಿ ನಿಷಿದ್ಧವಲ್ಲ ಎಂದಲ್ಲ. ಬದಲಾಗಿ ನೀವು ನಿಷಿದ್ಧ

ಕಾಣುವುದಿಲ್ಲ. ಆದರೆ ಒಬ್ಬನು ವಿವಶಾಸನೆಯಲ್ಲಿ ಆಚ್ಛೋ ಲ್ಲಂಘನೆಯ ಉದ್ದೇಶವಿಲ್ಲದೆ (ಇವುಗಳ ಪೈಕಿ ಏನನ್ನಾದರೂ ತಿಂದರೆ) ಮತ್ತು ಅಗತ್ಯದ ಮೇರೆಯನ್ನು ಮೀರದೆ ಇದ್ದರೆ ನಿಶ್ಚಯವಾಗಿಯೂ ನಿಮ್ಮ ಪ್ರಭು ಕ್ಷಮಾಶೀಲನೂ ಕರುಣಾ ನಿಧಿಯೂ ಆಗಿರುತ್ತಾನೆ.

فَمَنْ اضْطُرَّ غَيْرَ بَاغٍ وَلَا عَادٍ فَاتَّ
رَبَّكَ عَفْوًا رَّحِيمًا ﴿٤٥﴾

146. ಯಹೂದಿತ್ವವನ್ನು ಸ್ವೀಕರಿಸಿಕೊಂಡವರ ಮೇಲೆ ನಾವು ಎಲ್ಲ ಉಗುರುಳ್ಳ ಪ್ರಾಣಿಗಳನ್ನು ನಿಷೇಧಿಸಿದ್ದೆವು. ಬೆನ್ನು ಅಥವಾ ಕರುಳುಗಳಿಗೆ ತಗಲಿದ ಅಥವಾ ಎಲುಬಿಗೆ ತಾಗಿಕೊಂಡಿರುವ ಕೊಬ್ಬಿನ ಹೊರತು ದನ ಮತ್ತು ಆಡಿನ ಕೊಬ್ಬನ್ನೂ (ನಿಷಿದ್ಧ ಗೊಳಿಸಿದ್ದೆವು). ನಾವು ಅವರಿಗೆ ಅವರ ಭಂಡಾಯಕ್ಕೆ ಕೊಟ್ಟು ಶಿಕ್ಷೆಯಿತ್ತು. 38 ನಿಶ್ಚಯವಾಗಿಯೂ ನಾವು ಹೇಳುವುದೆಲ್ಲ ಪರಮ ಸತ್ಯವೇ ಆಗಿರುತ್ತದೆ.

وَعَلَى الَّذِينَ هَادُوا حَرَّمْنَا كُلَّ ذِي
ظُفْرٍ ۖ وَمِنَ الْبَقَرِ وَالْغَنَمِ حَرَّمْنَا عَلَيْهِمْ
شُحُومَهُمَا إِلَّا مَا حَمَلَتْ ظُهُورُهُمَا أَوْ
الْحَوَائِيَّ أَوْ مَا اخْتَلَطَ بِعَظْمٍ ۚ ذَٰلِكَ جَزَاءُ
بِعْثِهِمْ ۗ وَإِنَّا لَصَادِقُونَ ﴿٤٦﴾

147. ಇನ್ನವರು ನಿಮ್ಮನ್ನು ಸುಳ್ಳಾಗಿಸಿದರೆ, ಅವರೊಡನೆ ಹೇಳಿರಿ- ನಿಮ್ಮ ಪ್ರಭುವಿನ ಕೃಪಾಶ್ರಯವು ಅತಿ ವಿಶಾಲವಾಗಿದೆ ಮತ್ತು ಅವನ ಶಿಕ್ಷೆಯನ್ನು ತಡೆಗಟ್ಟಲು ಅಪರಾಧಿಗಳಿಂದ ಸಾಧ್ಯವಾಗದು.

فَإِنْ كَذَّبُوكَ فَقُلْ رَبُّكُمْ ذُو رَحْمَةٍ
وَإِسْعَةٍ ۖ وَلَا يُرَدُّ بَأْسُهُ عَنِ الْقَوْمِ
الْمُجْرِمِينَ ﴿٤٧﴾

148. (ನಿಮ್ಮ ಈ ಮಾತುಗಳಿಗೆ ಉತ್ತರವಾಗಿ) ಈ 'ಬಹುದೇವವಿಶ್ವಾಸಿ' ಗಳು, "ಅಲ್ಲಾಹನು ಇಚ್ಛಿಸುತ್ತಿದ್ದರೆ ನಾವೂ 'ದೇವಸಹಭಾಗಿತ್ವ' ಮಾಡುತ್ತಿರಲಿಲ್ಲ ನಮ್ಮ ಪೂರ್ವಿಕರೂ ಮಾಡುತ್ತಿರಲಿಲ್ಲ ಮತ್ತು ನಾವು ಯಾವ ವಸ್ತುಗಳನ್ನೂ ನಿಷಿದ್ಧಗೊಳಿಸುತ್ತಿರಲಿಲ್ಲ" ಎಂದು ಖಂಡಿತ ಹೇಳುವರು. 39 ಇವರಿಗಿಂತ ಮುಂಚಿನವರೂ ಇದೇ ತರದ ಮಾತುಗಳನ್ನು ಸೃಷ್ಟಿಸಿ ಸತ್ಯವನ್ನು ತಿರಸ್ಕರಿಸಿದರು. ಕೊನೆಗೆ ಅವರು ನಮ್ಮ ಯಾತನೆಯ ಸವಿಯನ್ನು ಆಸ್ವದಿಸಿ ಕೊಂಡರು. ಅವರೊಡನೆ ಹೇಳಿರಿ- "ನಿಮ್ಮ ಹತ್ತಿರ ನಮ್ಮ ಮುಂದಿರಿಸತಕ್ಕ ಜ್ಞಾನವೇನಾದರೂ ಇದೆಯೇ? ನೀವಂತು ಕೇವಲ ಗುಮಾನಿಯಂತೆ ನಡೆಯುತ್ತೀರಿ ಮತ್ತು ಬರೇ ಊಹಾಪೋಹೆ ಗಳನ್ನಿರಿಸುತ್ತೀರಿ."

سَيَقُولُ الَّذِينَ أَشْرَكُوا لَوْ شَاءَ اللَّهُ مَا
أَشْرَكْنَا وَلَا آبَاؤُنَا وَلَا حَرَّمْنَا مِنْ شَيْءٍ
كَذَٰلِكَ كَذَّبَ الَّذِينَ مِنْ قَبْلِهِمْ حَتَّى
ذُوقُوا بَأْسَنَا ۖ قُلْ هَلْ عِنْدَكُمْ مِنْ عِلْمٍ
فَتُخْرِجُوهُنَا أَنْ نَتَّبِعُونَ إِلَّا الظَّنَّ وَ
إِنْ أَنْتُمْ إِلَّا تَخْرُصُونَ ﴿٤٨﴾

ಮಾಡಿಕೊಂಡಿರುವುದು ನಿಷಿದ್ಧ ವಸ್ತುಗಳಲ್ಲ. ನಿಜವಾಗಿ ನಿಷಿದ್ಧವಾದವುಗಳು ಇವು ಎಂದು ಇಲ್ಲಿ ಹೇಳಲಾಗಿದೆ. ವಿವರಣೆಗಾಗಿ ಅಲ್ ಮಾಯಿದ: ಅಧ್ಯಾಯದ 2 ಮತ್ತು 7ನೆಯ ಟಿಪ್ಪಣಿಯನ್ನು ನೋಡಿರಿ.

38. ಅಲಿ ಇಮ್ರಾನ್‌ನ 93 ಮತ್ತು ಅನ್ನಿಸಾ ಅಧ್ಯಾಯದ 160ನೆಯ ಸೂಕ್ತವನ್ನು ನೋಡಿರಿ.

39. ಅಪರಾಧಿಗಳು ಮತ್ತು ಅಕ್ರಮಿಗಳು ಸದಾ ಮುಂದಿಡುತ್ತಾ ಬಂದಿರುವ ಹಳೆಯ ನೆಪಗಳನ್ನೇ ಅವರು ತಮ್ಮ ಅಪರಾಧ ಮತ್ತು ಅಕ್ರಮಗಳ ಸಮರ್ಥನೆಯಲ್ಲಿ ಮುಂದಿಡುತ್ತಾರೆ. ಅವರು ಹೀಗೆ ಹೇಳುವರು: ನಾವು ಬಹುದೇವಾರಾಧನೆಯಲ್ಲಿ ನಿರತವಾಗಬೇಕು, ನಾವು ನಿಷಿದ್ಧಗೊಳಿಸಿ ಕೊಂಡಿರುವವುಗಳೇ ನಮ್ಮ ಪಾಲಿಗೆ ನಿಷಿದ್ಧವಾಗಿರಬೇಕು ಎಂದು ಅಲ್ಲಾಹನು ನಮಗೆ ವಿಧಿಸಿದ್ದಾನೆ. ಅಲ್ಲಾಹನು ನಾವು ಹೀಗೆ

149 ಹೇಳಿರಿ: "(ನಿಮ್ಮ ಆಧಾರ ಪ್ರಮಾಣಕ್ಕೆದುರು) ಪರಮಾರ್ಥ ಕೊಯ್ಯುವ ಆಧಾರ ಪ್ರಮಾಣವು ಅಲ್ಲಾಹನಲ್ಲಿದೆ. ಅಲ್ಲಾಹನು ಇಚ್ಛಿಸುತ್ತಿದ್ದರೆ ಖಂಡಿತವಾಗಿಯೂ ನಿಮಗೆಲ್ಲರಿಗೂ ಸನ್ಮಾರ್ಗ ದರ್ಶನ ನೀಡುತ್ತಿದ್ದನು."⁴⁰

قُلْ فَلِلَّهِ الْحُجَّةُ الْبَالِغَةُ فَلَوْ شَاءَ لَهَدَاكُمْ أَجْمَعِينَ ﴿٤٠﴾

150. ಅವರೊಡನೆ ಹೇಳಿರಿ: "ಅಲ್ಲಾಹನೇ ಈ ವಸ್ತುಗಳನ್ನು ನಿಷಿದ್ಧಗೊಳಿಸಿರುತ್ತಾನೆಂದು ಸಾಕ್ಷ್ಯ ಹೇಳುವ ನಿಮ್ಮ ಸಾಕ್ಷಿಗಳನ್ನು ತನ್ನಿರಿ." ಅವರು ಸಾಕ್ಷಿ ಹೇಳಿಬಿಟ್ಟರೂ ನೀವು ಅವರೊಂದಿಗೆ ಸಾಕ್ಷಿ ಹೇಳಬಾರದು.⁴¹ ಮತ್ತು ನೀವು ನಮ್ಮ ನಿದರ್ಶನಗಳನ್ನು ಸುಳ್ಳಾಗಿಸುವ, ಪರಲೋಕವನ್ನು ನಿರಾಕರಿಸುವ ಮತ್ತು ಇತರರನ್ನು ತಮ್ಮ ಪ್ರಭುವಿಗೆ ಸಮಾನರಾಗಿ ಮಾಡುವವರ ಅಭಿಲಾಷೆಗಳನ್ನು ಅನುಸರಿಸಬೇಡಿರಿ.

قُلْ هَلْ مَسَّ شُهَدَاءَكُمْ الَّذِينَ يَسْهَدُونَ أَنَّ اللَّهَ حَرَّمَ هَذَا فَوَلَّوْا أَفْوَاجًا لَا تَشْهَدُ مَعَهُمْ وَلَا تَتَّبِعِ أَهْوَاءَ الَّذِينَ كَذَّبُوا بِآيَاتِنَا وَالَّذِينَ لَا يُؤْمِنُونَ بِالْآخِرَةِ وَهُمْ بِرَبِّهِمْ يَعْدِلُونَ ﴿٤١﴾

151. ಓ ಪೈಗಂಬರರೇ, ನೀವು ಅವರೊಡನೆ ಹೇಳಿರಿ: "ಬನ್ನಿರಿ ನಿಮ್ಮ ಪ್ರಭು ನಿಮ್ಮ ಮೇಲೆ ಯಾವ ನಿರ್ಬಂಧಗಳನ್ನು ಹೊರಿಸಿರುತ್ತಾನೆಂಬುದನ್ನು ನಾನು ತಿಳಿಸುವೆನು.⁴² ಅವನೊಂದಿಗೆ ಯಾವುದನ್ನೂ ಸಹಭಾಗಿಯನ್ನಾಗಿ ಮಾಡಬೇಡಿರಿ. ಮಾತಾಪಿತರೊಂದಿಗೆ ಸೌಜನ್ಯದೊಂದಿಗೆ ವರ್ತಿಸಿರಿ. ಮತ್ತು ನಿಮ್ಮ ಮಕ್ಕಳನ್ನು ದಾರಿದ್ರ್ಯದ ಭಯದಿಂದ ವಧಿಸಬೇಡಿರಿ. ನಾವು ನಿಮಗೂ ಜೀವನೋಪಾಯವನ್ನು ನೀಡುತ್ತೇವೆ ಅವರಿಗೂ ನೀಡುವೆವು ಮತ್ತು ಅಶ್ಶೀಲ

قُلْ تَعَالَوْا أَنبَأْ مَا حَرَّمَ رَبِّي عَلَيْكُمْ أَلَّا تُشْرِكُوا بِهِ شَيْئًا وَبِالْوَالِدَيْنِ إِحْسَانًا وَلَا تَقْتُلُوا أَوْلَادَكُمْ مِنْ أُمَّلَاتِكُمْ نَحْنُ نَرِزُقُكُمْ وَإِيَّاهُمْ وَلَا تَقْرَبُوا الْفَوَاحِشَ مَا ظَهَرَ مِنْهَا وَمَا بَطَّنَ وَلَا تَقْتُلُوا النَّفْسَ

ಮಾಡಬಾರದು ಎಂದು ಬಯಸಿದ್ದರೆ ನಮಗೆ ಈ ಕೃತ್ಯಗಳನ್ನೆಸಗಲು ಹೇಗೆ ಸಾಧ್ಯ? ಅಲ್ಲಾಹನ ವಿಧಿಯಂತೆಯೇ ನಾವು ಈ ಎಲ್ಲಾ ಕೆಲಸಗಳನ್ನು ಮಾಡುತ್ತಿರುವುದರಿಂದ ಸರಿಯಾದುದನ್ನೇ ಮಾಡುತ್ತಿದ್ದೇವೆ. ಅದಕ್ಕಾಗಿ ಒಂದು ವೇಳೆ ಆಕ್ಷೇಪಿಸಬೇಕಾದರೆ ಅಲ್ಲಾಹನನ್ನೇ ಆಕ್ಷೇಪಿಸಬೇಕು, ನಮ್ಮನ್ನಲ್ಲ. ಏಕೆಂದರೆ ನಾವು ಹಾಗೆ ಮಾಡಲು ನಿರ್ಬಂಧಿತರಾಗಿದ್ದೇವೆ. ಅದಕ್ಕಿಂತ ಭಿನ್ನವಾದುದೇನನ್ನಾದರೂ ಮಾಡಲು ನಾವು ಸಮರ್ಥರಲ್ಲ.

40. ಅಲ್ಲಾಹನಿಚ್ಛಿಸಿದ್ದರೆ ನಾವು ಬಹುದೇವಾರಾಧನೆ ಮಾಡುತ್ತಿರಲಿಲ್ಲ ಎಂದಷ್ಟೇ ನೀವು ಸಮರ್ಥನೆಯಲ್ಲಿ ಹೇಳಿಕೊಳ್ಳುತ್ತೀರಿ. ಆದರೆ ಅದರಿಂದ ಮಾತು ಪೂರ್ಣಗೊಳ್ಳುವುದಿಲ್ಲ. ಮಾತನ್ನು ಪೂರ್ತಿಗೊಳಿಸಬೇಕೆಂದಿದ್ದರೆ, ಅಲ್ಲಾಹನಿಚ್ಛಿಸಿದ್ದರೆ ಎಲ್ಲರಿಗೂ ಸನ್ಮಾರ್ಗ ತೋರುತ್ತಿದ್ದ ಎಂದು ಹೇಳಿರಿ. ಬೇರೆ ಪದಗಳಲ್ಲಿ ಹೇಳುವುದಾದರೆ ನೀವು ಸ್ವತಃ ಸನ್ಮಾರ್ಗವನ್ನು ಆಯ್ಕೆ ಮಾಡಲು ಸಿದ್ಧರಿಲ್ಲ. ಅಲ್ಲಾಹನು ದೇವಚರರನ್ನು ಆಜನ್ಮ ಸನ್ಮಾರ್ಗಗಾಮಿಗಳಾಗಿ ಮಾಡಿರುವಂತೆ ನಿಮ್ಮನ್ನೂ ಮಾಡಬೇಕಾಗಿತ್ತೆಂದು ನೀವು ಭಾವಿಸುತ್ತೀರಿ. ಮನುಷ್ಯನ ಪಾಲಿಗೂ ದೇವವಿಧಿ ಹಾಗೆಯೇ ಆಗಿರುತ್ತಿದ್ದರೆ ಅಲ್ಲಾಹನು ಅವರನ್ನು ಹಾಗೆಯೇ ಸೃಷ್ಟಿಸುತ್ತಿದ್ದನು. ಆದರೆ ಅದು ಅಲ್ಲಾಹನ ವಿಧಿಯಲ್ಲ. ಆದ್ದರಿಂದ ಅಲ್ಲಾಹನೂ ನೀವು ಸ್ವತಃ ನೆಚ್ಚಿಕೊಂಡಿರುವ ಪಥಭ್ರಷ್ಟತೆಯ ಮಾರ್ಗದಲ್ಲಿ ನಿಮ್ಮನ್ನು ಬಿದ್ದುಕೊಂಡಿರಲು ಬಿಟ್ಟು ಬಿಡುವನು.

41. ಅರ್ಥಾತ್- ತನಗೆ ತಿಳಿದಿರುವ ವಿಷಯಗಳ ಬಗ್ಗೆ ಮಾತ್ರ ಸಾಕ್ಷ್ಯ ಹೇಳಲು ಸಾಧ್ಯವಿದೆ ಎಂಬ ಸಾಕ್ಷ್ಯದ ಜವಾಬ್ದಾರಿಯ ಬಗ್ಗೆ ಚೆನ್ನಾಗಿ ತಿಳಿದಿದ್ದರೆ ಅವರಂದೂ ಈ ರೀತಿ ಸಾಕ್ಷ್ಯ ಹೇಳುವ ಧೈರ್ಯ ತಾಳಲಾರರು. ಒಂದು ವೇಳೆ ಅವರು ಸಾಕ್ಷ್ಯದ ಜವಾಬ್ದಾರಿಯನ್ನರಿಯದೆ ದೇವನ ಹೆಸರೆತ್ತಿ ಸುಳ್ಳು ಸಾಕ್ಷ್ಯ ಹೇಳುವ ಭಂಡ ಧೈರ್ಯ ತೋರಿದರೆ ಅವರ ಸುಳ್ಳಿನಲ್ಲಿ ನೀವೂ ಅವರ ಜತೆಗಾರರಾಗಿ ಮಾರ್ಪಡಬೇಡಿರಿ.

42. ಅರ್ಥಾತ್- ನೀವು ಯಾವುದನ್ನು ಅಳವಡಿಸಿಕೊಂಡಿದ್ದೀರೋ ಅದು ದೇವನ ವತಿಯಿಂದ ಗೊತ್ತು ಪಡಿಸಲಾದ ನಿರ್ಬಂಧಗಳಲ್ಲ. ನಿಜವಾದ ನಿರ್ಬಂಧಗಳು ಇವುಗಳಾಗಿವೆ.

ವಿಷಯಗಳನ್ನು ಸಮೀಪಿಸಬೇಡಿರಿ-⁴³ ಅದು ಪ್ರತ್ಯಕ್ಷವಿರಲಿ ಪರೋಕ್ಷವಿರಲಿ, ಅಲ್ಲಾಹನು ಸನ್ಮಾನಿಸಿದ ಯಾವ ಜೀವವನ್ನೂ ನ್ಯಾಯದ ವಿನಾ ಕೊಲೆ ಮಾಡಬೇಡಿರಿ. ನೀವು ವಿವೇಚಿಸಬಹುದೆಂದು ಅವನು ನಿಮಗೆ ಈ ಆದೇಶಗಳನ್ನು ನೀಡಿರುತ್ತಾನೆ.

152. ಮಾತ್ರವಲ್ಲದೆ ಅನಾಥರು ಪ್ರಬುದ್ಧರಾಗುವ ವರೆಗೆ ಅತ್ಯುತ್ತಮ ರೀತಿಯ ಹೊರತು ಅವರ ಸೊತ್ತಿನ ಬಳಿ ಸುಳಿಯಬೇಡಿರಿ. ಅಳತೆ ಮತ್ತು ತೂಕಗಳಲ್ಲಿ ಸಂಪೂರ್ಣ ನ್ಯಾಯದೊಂದಿಗೆ ವರ್ತಿಸಿರಿ. ನಾವು ಪ್ರತಿಯೊಬ್ಬನ ಮೇಲೆ ಅವನಿಂದ ಹೊರಲಿಕ್ಕಾಗುವಷ್ಟು ಹೊಣೆಗಾರಿಕೆಯ ಭಾರವನ್ನು ಮಾತ್ರ ಹೊರಿಸುತ್ತೇವೆ. ವಿಷಯವು ನಿಮ್ಮ ಆಪ್ತ ಬಂಧುಗಳಿಗೆ ಸಂಬಂಧಿಸಿದುದೇ ಆಗಿದ್ದರೂ ಮಾತಾಡುವಾಗ ನ್ಯಾಯಪೂರ್ವಕವಾಗಿಯೇ ಮಾತಾಡಿರಿ ಮತ್ತು ಅಲ್ಲಾಹನ ಕರಾರನ್ನು ಪೂರ್ತಿಗೊಳಿಸಿರಿ.⁴⁴ ನೀವು ಉಪದೇಶ ಸ್ವೀಕರಿಸಬಹುದೆಂದು ನಿರೀಕ್ಷಿಸಿ ಅಲ್ಲಾಹನು ಈ ವಿಷಯಗಳ ಆದೇಶವನ್ನು ನಿಮಗೆ ನೀಡಿದ್ದಾನೆ.

153. ನನ್ನ ನೇರ ಮಾರ್ಗವು ಇದುವೇ ಆದುದರಿಂದ ಇದರಲ್ಲೇ ನಡೆಯಿರಿ ಮತ್ತು ಅನ್ಯಮಾರ್ಗದಲ್ಲಿ ನಡೆಯದಿರಿ. ಅವು ಅವನ ಮಾರ್ಗದಿಂದ ತಪ್ಪಿಸಿ ನಿಮ್ಮನ್ನು ಚದುರಿಸಿ ಬಿಡುವವು. ನೀವು ವಕ್ರತೆಯಿಂದ ದೂರವಿರಬಹುದೆಂದು ನಿರೀಕ್ಷಿಸಿ ನಿಮ್ಮ ಪ್ರಭು ನಿಮಗೆ ನೀಡಿದ ಆದೇಶವಿದು.

154. ಅನಂತರ ನಾವು ಮೂಸಾರಿಗೆ ಗ್ರಂಥವನ್ನು ದಯಪಾಲಿಸಿದ್ದೆವು. ಅದು ಉತ್ತಮ ರೀತಿಯನ್ನು ಸರಿಸುವವರ ಮೇಲೆ ಭವ್ಯಕೊಡುಗೆಗಳ ಪರಿಪೂರ್ಣತೆ, ಅಗತ್ಯವುಳ್ಳ ಪ್ರತಿಯೊಂದು ವಿಷಯದ ವಿವರಣೆ ಮತ್ತು ಸಾದ್ಯಂತ ಮಾರ್ಗದರ್ಶನ ಮತ್ತು ಕೃಪೆಯಾಗಿತ್ತು. ಅದು, ಜನರು ತಮ್ಮ ಪ್ರಭುವಿನ ಭೇಟಿಯ ಮೇಲೆ ವಿಶ್ವಾಸವಿರಿಸುವರೆಂದು ನಿರೀಕ್ಷಿಸಿ (ಬನೀ ಇಸ್ರಾಈಲರಿಗೆ ಕೊಡಲ್ಪಟ್ಟಿತ್ತು)⁴⁵

الَّتِي حَرَّمَ اللَّهُ إِلَّا بِالْحَقِّ ذُكِّرَكُمْ وَضَعَكُمْ بِهِ لَعْنَكُمْ تَعْقِلُونَ ﴿٥٠﴾

وَلَا تَقْرَبُوا مَالَ الْيَتِيمِ إِلَّا بِالَّتِي هِيَ أَحْسَنُ حَتَّىٰ يَبْلُغَ أَشُدَّهُ وَأَوْفُوا بِالْكَيْلِ وَالْيَدْرَانَ بِالْقِسْطِ ۚ لَا تَكْلِفُوا نَفْسًا إِلَّا وُسْعَهَا ۚ وَإِذَا قُلْتُمْ فَاعْدُوا ۚ وَكُفِّرُوا بِنِعْمَةِ رَبِّكَ بِحَسَنَاتِكُمْ لَكُمْ وَأَنْتُمْ كَارِفُونَ ﴿٥١﴾

وَأَنَّ هَذَا صِرَاطٌ مُسْتَقِيمٌ فَاتَّبِعُوهُ ۚ وَلَا تَتَّبِعُوا السُّبُلَ فَتَفَرَّقَ بِكُمْ عَنْ سَبِيلِهِ ذُكِّرَكُمْ بِهِ لَعْنَكُمْ تَتَّقُونَ ﴿٥٢﴾

ثُمَّ آتَيْنَا مُوسَى الْكِتَابَ تَمَامًا عَلَىٰ الَّذِي أَحْسَنَ وَتَفْصِيلًا لِّكُلِّ شَيْءٍ وَهُدًى وَرَحْمَةً لَّعَالَمِهِمْ يَلْقَاءُ رَبَّهُمْ يُؤْمِنُونَ ﴿٥٣﴾

43. ಮೂಲದಲ್ಲಿ 'ಫವಾಹಿಶ್' ಎಂಬ ಪದ ಪ್ರಯೋಗವಾಗಿದೆ. ಸುವ್ಯಕ್ತವಾದ ಎಲ್ಲಾ ನೀಚ ಕಾರ್ಯಗಳಿಗೂ ಇದು ಅನ್ವಯಿಸುತ್ತದೆ. ಕುರ್ಆನಿನಲ್ಲಿ ವ್ಯಭಿಚಾರ, ಸಲಿಂಗರತಿ, ನಗ್ನತೆ, ವ್ಯಭಿಚಾರದ ಸುಳ್ಳಾರೋಪ, ತಂದೆ ವಿವಾಹವಾದಾಕೆಯನ್ನು ವರಿಸುವುದೇ ಮುಂತಾದವುಗಳನ್ನು ಅಶ್ಲೀಲ ಕಾರ್ಯಗಳೆಂದು ಹೇಳಲಾಗಿದೆ. ಕಳ್ಳತನ, ಮದ್ಯಪಾನ, ಭಿಕ್ಷಾಟನೆ ಇತ್ಯಾದಿಗಳನ್ನು ಸಾರಾಸಗಟಾಗಿ ಪ್ರವಾದಿ ವಚನದಲ್ಲೂ ಅಶ್ಲೀಲತೆಯೆಂದು ಕರೆಯಲಾಗಿದೆ. ಇಂತಹ ಲಜ್ಜಾಸ್ಪದ ಕೆಲಸಗಳೆಲ್ಲವೂ ಅಶ್ಲೀಲತೆಯಲ್ಲಿ ಸೇರಿವೆ. ಇಂತಹ ಕೆಲಸಗಳನ್ನು ನೀವು ಬಹಿರಂಗವಾಗಿಯೂ ಮಾಡದಿರಿ. ಗೋಪ್ಯವಾಗಿಯೂ ಮಾಡದಿರಿ.

44. 'ಅಲ್ಲಾಹನ ಕರಾರು' ಎಂದರೆ ದೇವ ಮತ್ತು ಮನುಷ್ಯರ ನಡುವೆ ಹಾಗೂ ಮನುಷ್ಯ-ಮನುಷ್ಯರ ನಡುವೆ- ಮಾನವನೊಬ್ಬ ಅಲ್ಲಾಹನ ಭೂಮಿಯಲ್ಲಿ ಹಾಗೂ ಮಾನವ ಸಮಾಜದಲ್ಲಿ ಜನ್ಮತಾಳಿದಾಗ ಸ್ವಾಭಾವಿಕವಾಗಿ ಮಾರ್ಪಡುವ ಕರಾರುಗಳಾಗಿವೆ.

155. ಅದೇ ರೀತಿಯಲ್ಲಿ ಮಂಗಲದಾಯಕವಾದ ಈ ಗ್ರಂಥವನ್ನೂ ನಾವು ಅವತೀರ್ಣ ಗೊಳಿಸಿದ್ದೇವೆ. ಆದುದರಿಂದ ನೀವು ಇದನ್ನು ಅನುಸರಿಸಿರಿ ಮತ್ತು ಧರ್ಮನಿಷ್ಠೆಯ ನೀತಿಯನ್ನಿರಿಸಿಕೊಳ್ಳಿರಿ. ನಿಮ್ಮ ಮೇಲೆ ಕೃಪೆ ತೋರಲ್ಪಡಲೂ ಬಹುದು.

وَهَذَا كِتَابٌ أَنْزَلْنَاهُ مُبْرَكًا فَاتَّبِعُوهُ
وَاتَّقُوا لَعَلَّكُمْ تُرْحَمُونَ ﴿٥٥﴾

156. ಗ್ರಂಥವನ್ನು ನಮಗಿಂತ ಮುಂಚಿನ ಎರಡು ಪಂಗಡಗಳಿಗೆ ಕೊಡಲಾಗಿತ್ತೆಂದೂ ಅವರು ಏನನ್ನು ಓದುತ್ತಿದ್ದರು ಮತ್ತು ಓದಿಸುತ್ತಿದ್ದರೆಂಬ ಸಮಾಚಾರವೇ ನಮಗೆ ತಿಳಿದಿರಲಿಲ್ಲವೆಂದೂ ಈಗ ನೀವು ಹೇಳಲಾರಿರಿ.

أَنْ تَقُولُوا لَوْ أَنَّا أُنزِلَ الْكِتَابُ عَلَى طَائِفَتَيْنِ
مِنْ قَبْلِنَا وَإِن كُنَّا عَنْ دِرَاسَتِهِمْ لَغَفْلِينَ ﴿٥٦﴾

157. ನಮ್ಮ ಮೇಲೆ ಗ್ರಂಥ ಅವತೀರ್ಣಗೊಳಿಸಲ್ಪಡುತ್ತಿದ್ದರೆ ನಾವು ಅವರಿಗಿಂತಲೂ ಹೆಚ್ಚು ಸತ್ಯಸಂಧರೆಂದು ಸಾದರಪಡಿಸುತ್ತಿದ್ದೆವೆಂಬ ನೆಪವನ್ನು ಈಗ ನೀವು ಹೂಡಲಾರಿರಿ. ನಿಮ್ಮ ಬಳಿಗೆ ನಿಮ್ಮ ಪ್ರಭುವಿನ ಕಡೆಯಿಂದ ಒಂದು ಸುವ್ಯಕ್ತ ಪ್ರಮಾಣ, ಮಾರ್ಗದರ್ಶನ ಮತ್ತು ಕೃಪೆಯು ಬಂದುಬಿಟ್ಟಿದೆ. ಈಗ ಅಲ್ಲಾಹನ ನಿದರ್ಶನಗಳನ್ನು ಸುಳ್ಳಾಗಿಸುವ ಮತ್ತು ಅವುಗಳನ್ನು ತಿರಸ್ಕರಿಸುವವನಿಗಿಂತ ದೊಡ್ಡ ಅಕ್ರಮಿ ಯಾರಿರಬಹುದು. ನಮ್ಮ ನಿದರ್ಶನಗಳನ್ನು ತಿರಸ್ಕರಿಸುವವರಿಗೆ ಅವರ ತಿರಸ್ಕಾರದ ಫಲವಾಗಿ ನಾವು ಅತ್ಯಂತ ಕೆಟ್ಟ ಶಿಕ್ಷೆಯನ್ನು ಕೊಟ್ಟೇ ತೀರುವೆವು.

أَوْ تَقُولُوا لَوْ أَنَّا أُنزِلَ عَلَيْنَا الْكِتَابُ لَكُنَّا
أَهْلَىٰ مِنْهُمْ فَقَدْ جَاءَكُمْ بَيِّنَةٌ مِّن
رَّبِّكُمْ وَهُدًى وَرَحْمَةٌ ۗ فَمَنْ أَظْلَمُ
مِمَّنْ كَذَبَ بِآيَاتِ اللَّهِ وَصَدَقَ عَنْهَا
سَجَزَىٰ الَّذِينَ يَصُدُّونَ عَنِ الْبَيْتِ
سَاءَ الْعَذَابِ بِمَا كَانُوا يَصُدُّونَ ﴿٥٧﴾

158. ಅವರ ಮುಂದೆ ದೇವಚರರು ಬಂದು ನಿಲ್ಲಬೇಕೆಂದು ಅಥವಾ ನಿಮ್ಮ ಪ್ರಭು ಸ್ವತಃ ಬರಬೇಕೆಂದು ಅಥವಾ ನಿಮ್ಮ ಪ್ರಭುವಿನ ಕೆಲವು ನಿದರ್ಶನಗಳು ತೋರಿ ಬರಬೇಕೆಂದು⁴⁵ ಇವರು ನಿರೀಕ್ಷಿಸುತ್ತಿರುವರೇ? ನಿಮ್ಮ ಪ್ರಭುವಿನ ಕೆಲವು ನಿದರ್ಶನಗಳು ಪ್ರತ್ಯಕ್ಷವಾಗಿ ಬಿಟ್ಟಿ ದಿನ, ಈ ಹಿಂದೆ ವಿಶ್ವಾಸವಿಡದಿದ್ದ ಅಥವಾ ತನ್ನ ವಿಶ್ವಾಸದಿಂದ ಏನಾದರೂ ಒಳಿತನ್ನು ಸಂಪಾದಿಸದವನ 'ವಿಶ್ವಾಸ'ವು ಏನೂ ಫಲ ಕೊಡಲಾರದು. ಓ ಪೈಗಂಬರರೇ, ಹೇಳಿರಿ: "ನೀವು ಕಾದು ನೋಡಿರಿ, ನಾವೂ ಕಾದಿರುತ್ತೇವೆ."

هَلْ يَنْظُرُونَ إِلَّا أَنْ تَأْتِيَهُمُ الْمَلَائِكَةُ
أَوْ يَأْتِيَ رَبُّكَ أَوْ يَأْتِيَ بَعْضُ آيَاتِ رَبِّكَ
يَوْمَ يَأْتِيَ بَعْضُ آيَاتِ رَبِّكَ لَا يَنْفَعُهُمْ
نَفْسًا إِيْمَانُهُمْ كَانُوا مِن قَبْلُ
أَوْ كَسَبَتْ فِي إِيمَانِهِمْ خَيْرًا ۗ قُلِ انظُرُوا
إِنَّا مُنظِرُونَ ﴿٥٨﴾

45. ಅರ್ಥಾತ್- ಜನರು ತಮ್ಮನ್ನು ಯಾವುದೇ ಜವಾಬ್ದಾರಿಗೆ ಇಲ್ಲದವರೆಂದು ಭಾವಿಸುವುದನ್ನು ಬಿಟ್ಟುಬಿಡಬೇಕು. ತಮ್ಮ ಪ್ರಭುವಿನ ಮುಂದೆ ಹಾಜರಾಗಿ ತಮ್ಮೆಲ್ಲ ಕೆಲಸಗಳಿಗೂ ಒಂದು ದಿನ ಉತ್ತರ ಹೇಳಬೇಕಾಗಿದೆ ಎಂದು ಭಾವಿಸಬೇಕು.

46. ಅರ್ಥಾತ್ ನಿರ್ಣಾಯಕ ದಿನದ ಲಕ್ಷಣಗಳು, ಯಾತನೆ ಅಥವಾ ವಾಸ್ತವಿಕತೆಯನ್ನು ಸಂಪೂರ್ಣವಾಗಿ ಅನಾವರಣಗೊಳಿಸುವಂತಹ ಮತ್ತು ಅದು ಪ್ರಕಟಗೊಂಡ ಬಳಿಕ ಪರೀಕ್ಷೆಯ ಪ್ರಶ್ನೆಯೇ ಉಳಿಯದಂತಹ ಯಾವುದಾದರೂ ಸಂಕೇತ.

159. ತಮ್ಮ ಧರ್ಮವನ್ನು ಛಿನ್ನ ವಿಚ್ಛಿನ್ನಗೊಳಿಸಿ ಗುಂಪು ಗುಂಪುಗಳಾಗಿ ಬಿಟ್ಟವರ ಜೊತೆ ನಿಶ್ಚಯವಾಗಿಯೂ ನಿಮಗೆ ಯಾವ ಸಂಬಂಧವೂ ಇಲ್ಲ. ಅವರ ಪ್ರಕರಣ ಅಲ್ಲಾಹನ ಬಳಿ ಇದೆ. ಅವರು ಏನು ಮಾಡಿರುತ್ತಾರೆಂಬುದನ್ನು ಅವನೇ ಅವರಿಗೆ ತೋರಿಸುವನು.

إِنَّ الَّذِينَ فَرَقُوا دِينَهُمْ وَكَانُوا شِيعًا
كَانَتْ مِنْهُمْ فِي شَيْءٍ لَّمَّا أَمَرَهُمْ إِلَى
اللَّهِ ثُمَّ يُنَبِّئُهُمْ بِمَا كَانُوا يَفْعَلُونَ ﴿١٥٩﴾

160. ಅಲ್ಲಾಹನ ಬಳಿಗೆ ಪುಣ್ಯ ತೆಗೆದುಕೊಂಡು ಬಂದವನಿಗೆ ಹತ್ತು ಪಟ್ಟು ಪುಣ್ಯಫಲವಿದೆ. ಪಾಪ ತೆಗೆದುಕೊಂಡು ಬಂದವನಿಗೆ ಅವನು ಮಾಡಿದ ಅಪರಾಧದಷ್ಟೇ ಪ್ರತಿಫಲ ಕೊಡಲಾಗುವುದು ಮತ್ತು ಯಾರ ಮೇಲೂ ಅನ್ಯಾಯವಾಗದು.

مَنْ جَاءَ بِالْحَسَنَةِ فَلَهُ عَشْرُ أَمْثَلِهَا
وَمَنْ جَاءَ بِالسَّيِّئَةِ فَلَا يُجْزَى إِلَّا مِثْلَهَا
وَهُمْ لَا يُظْلَمُونَ ﴿١٦٠﴾

161. ಓ ಪೈಗಂಬರೇ, (ಹೀಗೆ) ಹೇಳಿರಿ: "ನನ್ನ ಪ್ರಭು ನನಗೆ ನೇರ ಮಾರ್ಗವನ್ನು ತೋರಿಸಿದ್ದಾನೆ. ಯಾವುದೇ ವಕ್ರತೆಯಿಲ್ಲದ ಅತ್ಯಂತ ಸರಿಯಾದ ಧರ್ಮ, ಇಬ್ನಿರಾಹಿಮರು ಏಕನಿಷ್ಠೆಯಿಂದ ಕೈಗೊಂಡ ಮಾರ್ಗ- ಅವರು 'ಬಹುದೇವವಿಶ್ವಾಸಿಗಳಲ್ಲಾಗಿರಲಿಲ್ಲ."

قُلْ إِنِّي هَدَيْتُنِي رَبِّي إِلَى صِرَاطٍ
مُسْتَقِيمٍ دِينًا قَدِيمًا مِلَّةَ إِبْرَاهِيمَ
حَنِيفًا وَمَا كَانَ مِنَ الْمُشْرِكِينَ ﴿١٦١﴾

162-163. ಹೇಳಿರಿ- ನನ್ನ ನಮಾಝ್, ನನ್ನ ಸರ್ವ ಉಪಾಸನಾವಿಧಿಗಳು,⁴⁷ ನನ್ನ ಜೀವನ ಮತ್ತು ನನ್ನ ಮರಣ ಎಲ್ಲವೂ ಯಾವ ಸಹಭಾಗಿಯೂ ಇಲ್ಲದ ಸರ್ವಲೋಕಪಾಲಕನಿಗಾಗಿದೆ- ಇದನ್ನೇ ನನಗೆ ಆದೇಶಿಸಲಾಗಿದೆ. ನಾನು ಆಜ್ಞಾನುಸರಣಿಯೊಂದಿಗೆ ಶಿರಬಾಗುವವರಲ್ಲಿ ಸರ್ವಪ್ರಥಮನಾಗಿರುತ್ತೇನೆ.

قُلْ إِنَّ صَلَاتِي وَنُسُكِي وَمَحْيَايَ وَ
مَمَاتِي لِلَّهِ رَبِّ الْعَالَمِينَ ﴿١٦٢﴾
لَا شَرِيكَ لَهُ وَبِذَلِكَ أُمِرْتُ وَأَنَا
أَوَّلُ الْمُسْلِمِينَ ﴿١٦٣﴾

164. ಹೇಳಿರಿ: ಅಲ್ಲಾಹನೇ ಸಕಲ ವಸ್ತುಗಳ ಪ್ರಭುವಾಗಿರುವಾಗ, ನಾನು ಅವನ ಹೊರತು ಇತರ ಪ್ರಭುವನ್ನರಸಬೇಕೇ? ಪ್ರತಿಯೊಬ್ಬನೂ ತಾನು ಸಂಪಾದಿಸುತ್ತಿರುವುದಕ್ಕೆ ಸ್ವತಃ ತಾನೇ ಹೊಣೆಗಾರನಾಗಿರುತ್ತಾನೆ. ಯಾವ ಹೊರೆ ಹೊರುವಾತನೂ ಇನ್ನೊಬ್ಬನ

قُلْ أَعْبُدُ اللَّهَ ابْتِغَاءَ وَهُوَ رَبُّ كُلِّ
شَيْءٍ وَلَا تَكْسِبُ كُلُّ نَفْسٍ إِلَّا عَلَيْهَا
وَلَا تَزِرُ وَازِرَةٌ وِزْرَ أُخْرَىٰ ثُمَّ إِلَىٰ

47. ಮೂಲದಲ್ಲಿ 'ನುಸುಕ್' ಎಂಬ ಪದವನ್ನು ಬಳಸಲಾಗಿದೆ. ಅದಕ್ಕೆ ತ್ಯಾಗವೆಂದೂ ಅರ್ಥವಿದೆ. ದಾಸ್ಯ ಮತ್ತು ಉಪಾಸನೆಯ ಇತರಲ್ಲ ವಿಧಿಗಳಿಗೂ ಈ ಪದ ಸಾಮಾನ್ಯವಾಗಿ ಬಳಕೆಯಾಗುತ್ತದೆ.


ಹೊರೆಯನ್ನು ಹೊರುವುದಿಲ್ಲ.⁴⁸ ಆ ಬಳಿಕ ನಿಮಗೆಲ್ಲರಿಗೂ ನಿಮ್ಮ ಪ್ರಭುವಿನ ಕಡೆಗೆ ಮರಳಲಿಕ್ಕಿದೆ. ಆಗ ಅವನು ನಿಮ್ಮ ಭಿನ್ನಾಭಿಪ್ರಾಯಗಳ ವಾಸ್ತವಿಕತೆಯನ್ನು ನಿಮ್ಮ ಮುಂದೆಯೇ ಪ್ರಕಟ ಗೊಳಿಸುವನು.

رَبِّكُمْ قَرِّجِعْكُمْ فَيُنَبِّئُكُم بِمَا كُنتُمْ فِيهِ تَخْتَلِفُونَ ﴿١٥٨﴾

165. ಅವನೇ ನಿಮ್ಮನ್ನು ಭೂಮಿಯ ಪ್ರತಿನಿಧಿಗಳನ್ನಾಗಿ ಮಾಡಿದನು ಮತ್ತು ನಿಮಗೆ ಕೊಟ್ಟಿರುವುದರಲ್ಲಿ ನಿಮ್ಮನ್ನು ಪರೀಕ್ಷಿಸಲಿಕ್ಕಾಗಿ ನಿಮ್ಮಲ್ಲಿ ಕೆಲವರಿಗೆ ಕೆಲವರಿಗಿಂತ ಉನ್ನತ ಪದವಿಗಳನ್ನು ನೀಡಿದನು. ನಿಶ್ಚಯವಾಗಿಯೂ ನಿಮ್ಮ ಪ್ರಭು ಶಿಕ್ಷೆ ಕೊಡುವುದರಲ್ಲಿ ಅತಿ ಶೀಘ್ರನು ಮತ್ತು ಅತ್ಯಂತ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

وَهُوَ الَّذِي جَعَلَكُمْ خَلَائِفَ الْأَرْضِ وَرَفَعَ بَعْضَكُمْ فَوْقَ بَعْضٍ دَرَجَاتٍ لِيُبْلِغَكُمْ فِي مَا آتَاكُمْ إِنَّ رَبَّكَ سَرِيعُ الْعِقَابِ وَإِنَّهُ لَغَفُورٌ رَّحِيمٌ ﴿١٥٩﴾


48. ಅರ್ಥಾತ್- ಪ್ರತಿಯೊಬ್ಬನೂ ತನ್ನ ಕರ್ಮಗಳಿಗೆ ಸ್ವಯಂ ಜವಾಬ್ದಾರನಾಗಿದ್ದಾನೆ. ಒಬ್ಬನ ಕರ್ಮದ ಹೊಣೆ ಮತ್ತೊಬ್ಬನ ಮೇಲೆ ಇರಲು ಸಾಧ್ಯವಿಲ್ಲ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಅಲಿಫ್ ಲಾಮಿಮ್ ಸ್ವಾದ್.
2. ಇದು ನಿಮ್ಮ ಮೇಲೆ ಅವತೀರ್ಣಗೊಳಿಸಲ್ಪಟ್ಟಿರುವ ಗ್ರಂಥ. ಆದುದರಿಂದ ಓ ಮುಹಮ್ಮದ್‌ರೇ, ಇದರಿಂದ ನಿಮ್ಮ ಹೃದಯದಲ್ಲಿ ಅಳುಕುಂಟಾಗದಿರಲಿ.¹ ಇದನ್ನು ಅವತೀರ್ಣಗೊಳಿಸುವ ಉದ್ದೇಶವು ನೀವು ಇದರ ಮೂಲಕ (ನಿಷೇಧಗಳಿಗೆ) ಎಚ್ಚರಿಕೆ ನೀಡಬೇಕು ಮತ್ತು ವಿಶ್ವಾಸಿಗಳಿಗೆ ಉಪದೇಶ ನೀಡಬೇಕು ಎಂಬುದಾಗಿರುತ್ತದೆ.
3. ಹೇ ಜನರೇ, ನಿಮ್ಮ ಪ್ರಭುವಿನ ಕಡೆಯಿಂದ ಅವತೀರ್ಣಗೊಳಿಸಲ್ಪಟ್ಟಿರುವುದನ್ನೆಲ್ಲ ಅನುಸರಿಸಿರಿ ಮತ್ತು ನಿಮ್ಮ ಪಾಲಕ ಪ್ರಭುವನ್ನು ಬಿಟ್ಟು ಇತರ ಸಂರಕ್ಷಕರನ್ನು ಅನುಸರಿಸ ಬೇಡಿರಿ. ಆದರೆ ನೀವು ಉಪದೇಶವನ್ನು ಅಲ್ಲವೇ ಸ್ವೀಕರಿಸುತ್ತೀರಿ.
4. ಎಷ್ಟೋ ನಾಡುಗಳನ್ನು ನಾವು ನೆಲಸಮ ಮಾಡಿ ಬಿಟ್ಟೆವು. ಅವುಗಳ ಮೇಲೆ ನಮ್ಮ ಯಾತನೆಯು ಹಠಾತ್ತನೆ ರಾತ್ರೆಯ ವೇಳೆ ಅಥವಾ ಅವರು ಹಾಡುಹಗಲಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾಗ ಎರಗಿತು.
5. ನಮ್ಮ ಯಾತನೆ ಅವರ ಮೇಲೆ ಎರಗಿದಾಗ ಅವರ ಬಾಯಲ್ಲಿ "ನಿಜವಾಗಿಯೂ ನಾವು ಅಕ್ರಮಿಗಳಾಗಿದ್ದೆವು" ಎಂದಲ್ಲದೆ ಇನ್ನಾವ ಸ್ವರವೂ ಇರಲಿಲ್ಲ.



بِسْمِ اللَّهِ الرَّحْمَنِ الرَّحِيمِ

الْمَصَّ

كُتِبَ أَنْزَلَ إِلَيْكَ فَلَا يَكُنْ فِي صُدْرِكَ
حَرَجٌ مِّنْهُ لِيُنذِرَ بِهِ وَذِكْرَى لِلْمُؤْمِنِينَ

إِنِّي نَزَّلُ إِلَيْكُمْ مِّن رَّبِّي وَكَأ
تَتَّبِعُونَ مِن دُونِهِ أَوْلِيَاءَ قَلِيلًا قَائِدًا كُرُؤُونَ

وَكَمْ مِّن قَرْيَةٍ أَهْلَكْنَاهَا فَجَاءَهَا بَأْسُنَا
بَيَاتًا أَوْ هُمْ قَائِلُونَ

فَمَا كَانَ دَعْوَاهُمْ إِذْ جَاءَهُمْ بَأْسُنَا
إِلَّا أَنْ قَالُوا إِنَّا كُنَّا ظَالِمِينَ

1. ಅರ್ಥಾತ್- ಯಾವುದೇ ಸಂಕೋಚ ಅಥವಾ ಭಯವಿಲ್ಲದೆ ನೀವು ಇದನ್ನು ಜನರಿಗೆ ತಲಪಿಸಿರಿ. ವಿರೋಧಿಗಳು ಅದನ್ನು ಯಾವ ರೀತಿ ಸ್ವೀಕರಿಸುತ್ತಾರೆ ಎಂಬುದನ್ನು ನೀವು ಗಣನೆಗೆ ತೆಗೆದುಕೊಳ್ಳದಿರಿ.

6. ಆದ್ದರಿಂದ ನಾವು ಯಾರ ಕಡೆಗೆ ಸಂದೇಶವಾಹಕರನ್ನು ಕಳುಹಿಸಿ ದ್ವೇಷ ಅಪರನ್ನೆಲ್ಲಾ ವಿಚಾರಣೆ ನಡೆಸಿಯೇ ತಿರುವೆವು ಮತ್ತು (ಸಂದೇಶವಾಹಕರು ದೌತೃದ ಕರ್ತವ್ಯವನ್ನು ಎಷ್ಟರ ಮಟ್ಟಿಗೆ ನೆರವೇರಿಸಿದ್ದರು ಮತ್ತು ಅವರಿಗೆ ಏನು ಪ್ರತಿಕ್ರಿಯೆ ದೊರಕಿತೆಂದು) ಸಂದೇಶವಾಹಕರೊಡನೆಯೂ ನಾವು ಪ್ರಶ್ನಿಸುವೆವು.

فَلَسَّعَلَنَ الَّذِينَ أُرْسِلَ إِلَيْهِمْ
وَلَسَّعَلَنَ الْمُرْسَلِينَ ①

7. ಆಗ ನಾವು ಸ್ವತಃ ಸಂಪೂರ್ಣ ಜ್ಞಾನದೊಂದಿಗೆ ಸಕಲ ಘಟನೆಗಳನ್ನು ಅವರ ಮುಂದಿಟ್ಟು ಬಿಡುವೆವು. ನಾವೆಂದೂ ಮಾಯವಾಗಿರಲಿಲ್ಲವಷ್ಟೆ.

فَلَنَقُصَّنَّ عَلَيْهِمْ بِعِلْمٍ وَمَا كُنَّا غَائِبِينَ ①

8. ತೂಕವು ಅಂದು ಸಾಕ್ಷಾತ್ ಸತ್ಯವಾಗಿರುವುದು.² ಯಾರ ತೂಗು ತಟ್ಟೆಯು ಭಾರವಾಗಿರುವುದೋ ಅವರೇ ಸಾರ್ಥಕ ಹೊಂದುವವರಾಗುವರು.

وَالْوَزْنُ يَوْمَئِذٍ الْحَقُّ ② فَمَنْ ثَقُلَتْ
مَوَازِينُهُ فَأُولَئِكَ هُمُ الْمُفْلِحُونَ ①

9. ಮತ್ತು ಯಾರ ತೂಗು ತಟ್ಟೆಯು ಹಗುರವಾಗಿರುವುದೋ ಅವರೇ ಸ್ವಯಂ ತಮ್ಮನ್ನು ನಷ್ಟಕ್ಕೊಳಪಡಿಸಿಕೊಂಡವರಾಗುವರು. ಏಕೆಂದರೆ ಅವರು ನಮ್ಮ ನಿರ್ದೇಶನಗಳ ಬಗ್ಗೆ ಅಕ್ರಮ ನೀತಿಯನ್ನನುಸರಿಸುತ್ತಿದ್ದರು.

وَمَنْ خَفَّتْ مَوَازِينُهُ فَأُولَئِكَ الَّذِينَ
خَسِرُوا أَنفُسَهُمْ بِمَا كَانُوا بِآيَاتِنَا يَظْلِمُونَ ①

10. ನಾವು ನಿಮ್ಮನ್ನು ಜಗತ್ತಿನಲ್ಲಿ ಸಾಮರ್ಥ್ಯ ಕೊಟ್ಟು ನೆಲೆಗೊಳಿಸಿದವು ಮತ್ತು ಇಲ್ಲಿ ನಿಮಗೆ ಜೀವನ ಸಾಧನಗಳನ್ನು ಒದಗಿಸಿದವು. ಆದರೆ ನೀವು ಅತ್ಯಲ್ಪವೇ ಕೃತಜ್ಞರಾಗಿರುತ್ತೀರಿ.

وَلَقَدْ مَكَّنَّاكُمْ فِي الْأَرْضِ وَجَعَلْنَا لَكُمْ
فِيهَا مَعَايِشَ طَقِيلًا ③ مَا تَشْكُرُونَ ①

11. ನಾವು ನಿಮ್ಮ ಸೃಷ್ಟಿಯನ್ನು ಆರಂಭಿಸಿದವು. ಅನಂತರ ನಾವು ನಿಮಗೆ ರೂಪ ಕೊಟ್ಟೆವು. ತರುವಾಯ "ಆದಮನ ಮುಂದೆ 'ಸಾಷ್ಟಾಂಗವೆರಗಿರಿ' ಎಂದು ದೇವಚರರೊಡನೆ ಹೇಳಿದವು." ಈ ಅಪ್ಪಣೆಯಂತೆ ಎಲ್ಲರೂ ಸಾಷ್ಟಾಂಗ ಮಾಡಿದರು. ಆದರೆ ಇಬ್ಲೀಸನು 'ಸಾಷ್ಟಾಂಗ' ಮಾಡುವವರೊಂದಿಗೆ ಸೇರಲಿಲ್ಲ.³

وَلَقَدْ خَلَقْنَاكُمْ ثُمَّ صَوَّرْنَاكُمْ ثُمَّ قُلْنَا
لِلْمَلَائِكَةِ اسْجُدُوا لِآدَمَ ④ فَسَجَدُوا إِلَّا
إِبْلِيسَ ⑤ لَمْ يَكُنْ مِنَ السَّاجِدِينَ ①

2. ಅರ್ಥಾತ್- ಅಲ್ಲಾಹನ ನ್ಯಾಯದ ತಕ್ಕಡಿಯಲ್ಲಿ ಆ ದಿನ ಸತ್ಯವಲ್ಲದೆ ಬೇರಾವುದಕ್ಕೂ ತೂಕವಿರಲಾರದು. ತೂಕವಿಲ್ಲದ ಯಾವುದೂ ಅಂದು ಸತ್ಯವೆನಿಸಲಾರದು. ಯಾರ ಬಳಿ ಎಷ್ಟು ಸತ್ಯಾಂಶವಿರುವುದೋ ಅಷ್ಟೇ ಅದು ತೂಗುವುದು. ತೂಕದ ಆಧಾರದಲ್ಲೇ ಆ ದಿನ ಎಲ್ಲಾ ತೀರ್ಮಾನಗಳು ನಡೆಯುವುದು. ಬೇರಾವುದನ್ನೂ ಆ ದಿನ ಕಿಂಚಿತ್ತೂ ಪರಿಗಣಿಸಲಾಗದು.

3. ಇಬ್ಲೀಸ ದೇವಚರರಲ್ಲಾಗಿದ್ದ ಎಂದು ಇದರ ಅರ್ಥವಲ್ಲ. ಭೂಮಿಯ ವ್ಯವಸ್ಥೆಯನ್ನು ನೋಡಿಕೊಳ್ಳುವ ದೇವಚರರೊಂದಿಗೆ ಆದಮರಿಗೆ ಸಾಷ್ಟಾಂಗವೆರಗಲು ಆದೇಶಿಸುವುದೆಂದರೆ ನಿಜವಾಗಿ ಆ ದೇವಚರರ ಅಧೀನದಲ್ಲಿರುವ ಸೃಷ್ಟಿಗಳೆಲ್ಲರೂ ಆದಮರಿಗೆ ಅಧೀನವಾಗಿರಬೇಕು ಎಂದಾಗಿತ್ತು. ಈ ಸೃಷ್ಟಿಗಳ ಪೈಕಿ ಇಬ್ಲೀಸ ಮಾತ್ರ ಮುಂದೆ ಬಂದು ತಾನು ಆದಮನ ಮುಂದೆ ಸಾಷ್ಟಾಂಗವೆರಗುವುದಿಲ್ಲವೆಂದು ಪ್ರಕಟಿಸಿದನು.

12. "ನಾನು ನಿನಗೆ ಅಪ್ಪಣೆ ಕೊಟ್ಟಿದ್ದಾಗ, 'ಸಾಷ್ಟಾಂಗ' ಮಾಡುವುದರಿಂದ ನಿನ್ನನ್ನು ತಡೆದ ವಿಷಯ ಯಾವುದು?" ಎಂದು (ಅಲ್ಲಾಹ್) ಕೇಳಿದಾಗ, "ನಾನು ಅವನಿಗಿಂತ ಶ್ರೇಷ್ಠನಾಗಿರುತ್ತೇನೆ. ನೀನು ನನ್ನನ್ನು ಅಗ್ನಿಯಿಂದ ಮತ್ತು ಅವನನ್ನು ಮಣ್ಣಿನಿಂದ ಸೃಷ್ಟಿಸಿರುತ್ತಿ" ಎಂದು (ಇಬ್ರಾಹೀಮ್) ಹೇಳಿದನು.

قَالَ مَا مَنَّكَ إِلَّا سَجَدًا إِذْ أَمَرْتَنِي ط
قَالَ أَنَا خَيْرٌ مِنْهُ خَلَقْتَنِي مِنْ نَارٍ
وَخَلَقْتَهُ مِنْ طِينٍ ⑩

13. ಆಗ ಅಲ್ಲಾಹನು, "ನೀನು ಇಲ್ಲಿಂದ ಕೆಳಗೆ ಇಳಿ. ಇಲ್ಲಿ ಶ್ರೇಷ್ಠತೆಯ ಅಹಂಕಾರ ತೋರಿಸುವ ಹಕ್ಕು ನಿನಗಿಲ್ಲ. ತೊಲಗುವಾಸ್ತವದಲ್ಲಿ ನೀನು ಸ್ವಯಂ ತನ್ನ ಅಪಮಾನವನ್ನು ಬಯಸುವವರಲ್ಲಾಗಿರುವೆ"4 ಎಂದನು.

قَالَ فَاهْبِطْ مِنْهَا فَمَا يَكُونُ لَكَ أَنْ
تتكبرَ فِيهَا فَاحْرَبْ إِنَّكَ مِنَ الصَّغِيرِينَ ⑪

14. ಆಗ ಅವನು, "ಇವರೆಲ್ಲರೂ ಇನ್ನೊಮ್ಮೆ ಎಬ್ಬಿಸಲ್ಪಡುವ ದಿವಸದ ತನಕ ನನಗೆ ಅವಧಿ ಕೊಡು" ಎಂದನು.

قَالَ أَنْظِرْنِي إِلَى يَوْمِ يُبْعَثُونَ ⑫

15. ಅಲ್ಲಾಹನು, "ನಿನಗೆ ಅವಧಿ ಕೊಡಲಾಯಿತು" ಎಂದನು.

قَالَ إِنَّكَ مِنَ الْمُنظَرِينَ ⑬

16. ಆಗ ಅವನು, "ಹಾಗಾದರೆ ನೀನು ನನ್ನನ್ನು ಪಥಭ್ರಷ್ಟತೆಗೊಳಪಡಿಸಿದಂತೆಯೇ ನಾನೂ ಇನ್ನು ನಿನ್ನ ನೇರ ಮಾರ್ಗದಲ್ಲಿ ಈ ಮಾನವರನ್ನು ಹೊಂಚು ಹಾಕುತ್ತಿರುವೆನು.

قَالَ فِيمَا آغْوَيْتَنِي لَأَتَعَدَّنَّ لَهُمْ
صِرَاطَكَ الْمُسْتَقِيمَ ⑭

17. ಮುಂದಿನಿಂದಲೂ ಹಿಂದಿನಿಂದಲೂ ಬಲಭಾಗದಿಂದಲೂ ಎಡಭಾಗದಿಂದಲೂ ಎಲ್ಲ ಕಡೆಗಳಿಂದಲೂ ಅವರನ್ನು ಸುತ್ತುಗಟ್ಟುವೆನು ಮತ್ತು ನೀನು ಅವರ ಪೈಕಿ ಬಹುಮಂದಿಯನ್ನು ಕೃತಜ್ಞರನ್ನಾಗಿ ಕಾಣಲಾರೆ" ಎಂದನು.

ثُمَّ لَآتِيَنَّهُمْ مِنْ بَيْنِ أَيْدِيهِمْ وَمِنْ
خَلْفِهِمْ وَعَنْ أَيْمَانِهِمْ وَعَنْ شَمَائِلِهِمْ
وَلَا تَحِيطُ أَعْيُنُهُمْ شُكْرِيْنَ ⑮

18. ಅಲ್ಲಾಹನು, "ನೀನು ಇಲ್ಲಿಂದ ನಿಂದ್ಯನೂ ಬಹಿಷ್ಕೃತನೂ ಆಗಿ ತೊಲಗು. ಅವರ ಪೈಕಿ ಯಾರು ನಿನ್ನನ್ನು ಅನುಸರಿಸುತ್ತಾರೋ ಅವರಿಂದ ನಿನ್ನ ಸಹಿತ 'ನರಕ'ವನ್ನು ತುಂಬುವೆಂಬುದನ್ನು ನಿಸ್ಸಂದೇಹವಾಗಿ ಅರಿತುಕೋ.

قَالَ اخْرُجْ مِنْهَا مَذْءُومًا مَدْحُورًا ١٦
لَمَنْ تَبِعَكَ مِنْهُمْ لَأَمْلَأَنَّ جَهَنَّمَ
مِنْكُمْ أَجْمَعِينَ ⑯

19. ಮತ್ತು ಓ ಆದಮ್, ನೀನು ಮತ್ತು ನಿನ್ನ ಪತ್ನಿ- ಇಬ್ಬರೂ ಈ ಸ್ವರ್ಗದಲ್ಲಿ ವಾಸಿಸಿರಿ. ನೀವಿಲ್ಲಿ ನಿಮಗೆ ಇಷ್ಟ ಬಂದುದನ್ನು ಉಣ್ಣಿರಿ. ಆದರೆ ಈ ವೃಕ್ಷದ ಬಳಿ ಸುಳಿಯಬಾರದು. ಅನ್ಯಥಾ ಅಕ್ಕಿಮಿಗಳ ಸಾಲಿಗೆ ಸೇರುವಿರಿ ಎಂದನು.

وَيَا دُمُ اسْكُنْ أَنْتَ وَزَوْجُكَ الْجَنَّةَ
فَكُلَا مِنْ حَيْثُ شِئْتُمَا وَلَا تَقْرَبَا هَذِهِ
الشَّجَرَةَ فَتَكُونَا مِنَ الظَّالِمِينَ ⑰

4. ಮೂಲದಲ್ಲಿ 'ಸ್ವಾಗಿರೀನ್' ಎಂಬ ಪದ ಪ್ರಯೋಗವಾಗಿದೆ. 'ಸ್ವಾಗಿರ್' ಎಂದರೆ ನಿಂದ್ಯತೆ ಮತ್ತು ನೀಚತೆಯನ್ನು ಸ್ವತಃ ಅಪ್ಪಿಕೊಳ್ಳುವುದು. ಸೃಷ್ಟಿ ಮತ್ತು ದಾಸನಾಗಿರುತ್ತಲೂ ಮೇಲರಿಮೆ ಮತ್ತು ಅಪಂಭಾವಕ್ಕೆ ಈಡಾಗುವುದೆಂದರೆ ಸ್ವತಃ ನೀಚನಾಗುವುದಾಗಿದೆ ಎಂಬುದೇ ಈ ದೇವವಾಣಿಯ ಇಂಗಿತ.

20. ಅನಂತರ, ಪರಸ್ಪರರಿಂದ ಮರೆಗೊಳಿಸಲ್ಪಟ್ಟಿದ್ದ ಅವರ ಲಜ್ಜಾಂಗಗಳು ಪರಸ್ಪರರ ಮುಂದೆ ತೆರೆಯುವಂತಾಗಲೆಂದು, ಶೈತಾನನು ಅವರನ್ನು ಪ್ರಚೋದಿಸಿದನು. ಅವನು ಅವರೊಡನೆ, "ನಿಮ್ಮ ಪ್ರಭು ನಿಮ್ಮನ್ನು ಈ ವೃಕ್ಷದಿಂದ ತಡೆದಿರುವುದು ನೀವೆಲ್ಲಾದರೂ ದೇವಚರರಾಗಿ ಬಿಡಬಾರದು ಅಥವಾ ನಿಮಗೆ ಶಾಶ್ವತ ಜೀವನವೊದಗಿ ಬಿಡಬಾರದು ಎಂಬ ಕಾರಣದಿಂದ ಮಾತ್ರ" ಎಂದನು.

فَوَسَّوَسَ لَهُمَا الشَّيْطَانُ لِيُبْدِيَ لَهُمَا
مَا وُورَىٰ عَنْهُمَا مِنْ سَوَاتِيهِمَا وَقَالَ مَا
نَهَىٰكُمْ رَبُّكُمْ عَنْ هَذِهِ الشَّجَرَةِ إِلَّا
أَنْ تَكُونُوا مَلَائِكَةً أَوْ تَكُونُوا مِنَ الْخَالِدِينَ ﴿٢٠﴾

21. ನಾನು ನಿಮ್ಮ ನೈಜ ಹಿತಚಿಂತಕನಾಗಿದ್ದೇನೆಂದು ಅವರೊಡನೆ ಆಣೆ ಹಾಕಿ ಹೇಳಿದನು.

وَقَالَ لَهُمَا إِنِّي لَكُمْ مِنَ النَّاصِحِينَ ﴿٢١﴾

22. ಹೀಗೆ ಅವನು ಅವರಿಬ್ಬರನ್ನೂ ಮೋಸಗೊಳಿಸಿ ಕ್ರಮೇಣ ತನ್ನ ಧಾಟಿಗೆ ತಂದನು. ಕೊನೆಗೆ ಅವರಿಬ್ಬರೂ ಆ ವೃಕ್ಷವನ್ನು ಸವಿದಾಗ ಅವರ ಗುಪ್ತಾಂಗಗಳು ಪರಸ್ಪರರ ಮುಂದೆ ಪ್ರತ್ಯಕ್ಷಗೊಂಡವು ಮತ್ತು ಅವರು ತಮ್ಮ ದೇಹಗಳನ್ನು ಸ್ವರ್ಗದ ಎಲೆಗಳಿಂದ ಮರೆಸ ತೊಡಗಿದರು. ಆಗ ಅವರ ಪ್ರಭು ಅವರನ್ನು ಕರೆದು, "ನಾನು ನಿಮ್ಮನ್ನು ಈ ವೃಕ್ಷದಿಂದ ತಡೆದಿರಲಿಲ್ಲವೇ? ಹಾಗೂ ಶೈತಾನನು ನಿಮ್ಮ ಪ್ರತ್ಯಕ್ಷ ಶತ್ರುವೆಂದು ನಿಮಗೆ ಹೇಳಿರಲಿಲ್ಲವೇ?" ಎಂದು ಕೇಳಿದನು.

فَدَلَّهُمَا بِعُرْوَةٍ فَلَمَّا ذَاقَا الشَّجَرَةَ بَدَتْ
لَهُمَا سَوَاتِيهُمَا وَطَفِقَا يَخْصِفْنَ عَلَيْهَا
مِنْ وَّرَقِ الْجَنَّةِ وَنَادَاهُمَا رَبُّهُمَا
أَلَمْ أَنهَىٰكُمْ عَنْ تِلْكَ الشَّجَرَةِ وَأَقُلُّ
لَكُمْ إِنَّ الشَّيْطَانَ لَكُمْ عَدُوٌّ مُّبِينٌ ﴿٢٢﴾

23. ಅವರಿಬ್ಬರೂ, "ಓ ನಮ್ಮ ಪ್ರಭೂ, ನಾವು ನಮ್ಮ ಮೇಲೆ ಅಕ್ರಮವೆಸಗಿಕೊಂಡೆವು. ಈಗ ನೀನು ನಮ್ಮನ್ನು ಕ್ಷಮಿಸದಿದ್ದರೆ ಹಾಗೂ ನಮ್ಮ ಮೇಲೆ ಕೃಪೆತೋರದಿದ್ದರೆ ನಿಶ್ಚಯವಾಗಿಯೂ ನಾವು ನಷ್ಟ ಹೊಂದುವವರಲ್ಲಾಗುವೆವು" ಎಂದು ಹೇಳಿದರು.

قَالَا رَبَّنَا ظَلَمْنَا أَنفُسَنَا وَإِنَّ لَنَا
مَلْفُوفًا وَّنَا وَتَرَحُّمًا لَنُكُونَنَّ مِنَ الْخَاسِرِينَ ﴿٢٣﴾

5. ಇದರಿಂದ ನಾಚಿಕೆ ಮತ್ತು ಸಂಕೋಚದ ಭಾವನೆ ಮನುಷ್ಯನಿಗೆ ಸ್ವಾಭಾವಿಕವಾದುದು ಎಂದು ವ್ಯಕ್ತವಾಗುತ್ತದೆ. ತನ್ನ ದೇಹದ ನಿರ್ದಿಷ್ಟ ಭಾಗಗಳನ್ನು ಇತರರಿಗೆ ತೋರಿಸಲು ಮನುಷ್ಯನಿಗೆ ಆಗುವ ಸಹಜವಾದ ನಾಚಿಕೆಯೇ ಇದಕ್ಕೊಂದು ಉದಾಹರಣೆ. ಆದ್ದರಿಂದಲೇ ಪಿಶಾಚಿಯು ಮನುಷ್ಯನನ್ನು ಅವನ ಸತ್-ಪ್ರಕೃತಿಯಿಂದ ಸರಿಸಲು ಹೂಡಿದ ಮೊದಲ ಸಂಚು ಅವನ ಲಜ್ಜೆ ಮತ್ತು ಸಂಕೋಚದ ಸ್ವಭಾವದ ಮೇಲೆ ಪ್ರಹಾರ ಮಾಡುವುದಾಗಿತ್ತು. ನಗ್ನತೆಯ ಮೂಲಕ ಅಶ್ವಿಲತೆಯ ದ್ವಾರವನ್ನು ತೆರೆಸುವುದಾಗಿತ್ತು. ಅವನನ್ನು ಲೈಂಗಿಕ ಅರಾಜಕತೆಗೆ ಗುರಿಪಡಿಸುವುದಾಗಿತ್ತು. ಹಾಗೆಯೇ ಮಾನವನಲ್ಲಿ ಉನ್ನತ ಹಂತಕ್ಕೇರುವ ಸಹಜವಾದ ದಾಹ ಇದೆಯೆಂದೂ ಇದರಿಂದ ವ್ಯಕ್ತವಾಗುತ್ತದೆ. ಆದ್ದರಿಂದಲೇ ಪಿಶಾಚಿಯು ಹಿತ್ತೈಯ ವೇಷದಲ್ಲಿ ಬಂದು ನಾನು ನಿನ್ನನ್ನು ಇನ್ನಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯಬಯಸುತ್ತೇನೆ ಎಂದು ಹೇಳಬೇಕಾಯಿತು. ಮನುಷ್ಯನನ್ನು ಪಿಶಾಚಿಗಿಂತ ಉನ್ನತಗೊಳಿಸುವ ಅವನ ನಿಜವಾದ ವಿಶೇಷತೆ, ತಪ್ಪು ಸಂಭವಿಸಿದಾಗ ಪಶ್ಚಾತ್ತಾಪ ಪಟ್ಟು ಅಲ್ಪಾಹನಲ್ಲಿ ಕ್ಷಮೆಯಾಚಿಸುವುದಾಗಿದೆ ಎಂದು ಇದರಿಂದ ವ್ಯಕ್ತವಾಗುತ್ತದೆ. ಇದಕ್ಕೆ ವ್ಯತಿರಿಕ್ತವಾಗಿ ಇಬ್ಬೀಸನು ತಪ್ಪು ಸಂಭವಿಸಿದಾಗ ಅಲ್ಪಾಹನೊಂದಿಗೆ ದುರಹಂಕಾರ ಪ್ರದರ್ಶಿಸಿದನು ಮತ್ತು ಬಂಡಾಯಕ್ಕಿಳಿದನು. ಇದುವೇ ಅವನನ್ನು ನಿಂದ್ಯ ಮತ್ತು ನೀಚನಾಗಿ ಮಾಡಿತು ಎಂದೂ ಇದರಿಂದ ತಿಳಿದು ಬರುತ್ತದೆ.

24. ಆಗ ಅಲ್ಲಾಹನು, "ಇಳಿದುಬಿಡಿರಿ, ನೀವು ಪರಸ್ಪರ ಶತ್ರುಗಳಾಗಿರುತ್ತೀರಿ ಮತ್ತು ನಿಮಗಾಗಿ ಒಂದು ನಿರ್ದಿಷ್ಟ ಕಾಲಾವಧಿವರೆಗೆ ಭೂಮಿಯ ಮೇಲೆಯೇ ವಾಸಸ್ಥಾನ ಮತ್ತು ಜೀವನ ಸಾಧನಗಳಿವೆ" ಎಂದೂ-

قَالَ اهْبِطُوا بَعْضُكُمْ لِبَعْضٍ عَدَاؤُكُمْ وَلكُمْ فِي الْاَرْضِ مُسْتَقَرٌّ وَمَتَاعٌ اِلَىٰ حِينٍ ﴿٢٤﴾

25. "ಅಲ್ಲೇ ನಿಮಗೆ ಬದುಕಲಿಕ್ಕೂ ಸಾಯಲಿಕ್ಕೂ ಇದೆ ಮತ್ತು ಕೊನೆಗೆ ಅದರಿಂದಲೇ ನಿಮ್ಮನ್ನು ಎಬ್ಬಿಸಲಾಗುವುದು" ಎಂದೂ ಹೇಳಿದನು.

قَالَ فِيهَا تَحْيَوْنَ وَفِيهَا تَمُوتُونَ وَ مِنْهَا تُخْرَجُونَ ﴿٢٥﴾

26. ಓ ಆದಮರ ಸಂತತಿಯೇ, ನಾವು ನಿಮ್ಮ ದೇಹದ ಲಜ್ಜಾಭಾಗಗಳನ್ನು ಮರೆಸಲಿಕ್ಕಾಗಿಯೂ ನಿಮ್ಮ ದೇಹದ ರಕ್ಷಣೆ ಹಾಗೂ ಅಲಂಕಾರದ ಸಾಧನವಾಗಿಯೂ ನಿಮ್ಮ ಮೇಲೆ ಉಡುಪನ್ನು ಇಳಿಸಿರುತ್ತೇವೆ. 'ಧರ್ಮನಿಷ್ಠೆ'ಯು (ತಕ್ಕಾ) ಅತ್ಯುತ್ತಮ ಉಡುಪಾಗಿರುತ್ತದೆ. ಇದು ಅಲ್ಲಾಹನ ಕುರುಹುಗಳಲ್ಲೊಂದಾಗಿರುತ್ತದೆ. ಜನರು ಇದರಿಂದ ಪಾಠ ಪಡೆಯಲೂ ಬಹುದು.

يَبْنَؤُا اَدَمَ قَدْ اَنْزَلْنَا عَلَيْكُمْ لِبَاسًا يُؤَارِي سَوَاتِكُمْ وَرِيْسًا وَ لِبَاسِ التَّقْوَىٰ ذٰلِكَ خَيْرٌ ذٰلِكَ مِنْ اٰتِ اللّٰهِ لَعَلَّهُمْ يَذَّكَّرُوْنَ ﴿٢٦﴾

27. ಓ ಆದಮರ ಸಂತತಿಯೇ, ಶೈತಾನನು ನಿಮ್ಮ ಮಾತಾಪಿತರನ್ನು ಸ್ವರ್ಗದಿಂದ ತೊಲಗಿಸಿದ್ದ ಹಾಗೂ ಒಬ್ಬರ ಮುಂದೆ ಇನ್ನೊಬ್ಬರ ಲಜ್ಜಾಂಗಗಳು ಗೋಚರಿಸುವಂತೆ ಅವರ ಉಡುಪನ್ನು ಅವರ ಮೇಲಿಂದ ಕಳಚಿದ್ದ ಹಾಗೆಯೇ ನಿಮ್ಮನ್ನು 'ಪರೀಕ್ಷೆ'ಗೆ ಒಳಪಡಿಸದಿರಲಿ. ಅವನು ಮತ್ತು ಅವನ ಸಂಗಾತಿಗಳು ನೀವು ಅವರನ್ನು ನೋಡಲಾಗದ ಸ್ಥಾನದಿಂದ ನಿಮ್ಮನ್ನು ನೋಡುತ್ತಿದ್ದಾರೆ. ನಾವು ಈ ಶೈತಾನರನ್ನು ಅವಿಶ್ವಾಸಿಗಳ ಸಂರಕ್ಷಕರಾಗಿ ಮಾಡಿದ್ದೇವೆ.

يَبْنَؤُا اَدَمَ لَا يَفْتِنٰكُمْ الشَّيْطٰنُ كَمَا اَخْرَجَ اٰبَوٰئَكُمْ مِنَ الْجَنَّةِ يَنْزِعُ عَنْهُمَا لِبَاسَهُمَا لِيُرِيَهُمَا سَوَاتِهِمَا اِنَّهُ يَرٰكُمْ هُوَ وَ قَبِيْلُهُ مِنْ حَيْثُ لَا تَرَوْنَهُمْ اِنَّا جَعَلْنَا الشَّيْطٰنَ اَوْلِيَّاءَ لِلَّذِيْنَ لَا يُؤْمِنُوْنَ ﴿٢٧﴾

28. ಇವರು ಯಾವುದಾದರೊಂದು ಅಶ್ಲೀಲ ಕಾರ್ಯವೆಸಗಿದಾಗ, "ನಾವು ನಮ್ಮ ಪೂರ್ವಿಕರನ್ನು ಇದೇ ಪದ್ಧತಿಯಲ್ಲಿ ಕಂಡಿದ್ದೇವೆ ಮತ್ತು ಅಲ್ಲಾಹನೇ ನಮಗೆ ಹೀಗೆ ಮಾಡುವ ಅಪ್ಪಣೆ ಕೊಟ್ಟಿದ್ದಾನೆ" ಎಂದು ಹೇಳುತ್ತಾರೆ. ಅಲ್ಲಾಹನು ಅಶ್ಲೀಲ ಕಾರ್ಯಗಳನ್ನು ಮಾಡಲು ಎಂದೆಂದಿಗೂ ಅಪ್ಪಣೆ ಕೊಡುವುದಿಲ್ಲವೆಂದು ಇವರೊಡನೆ ಹೇಳಿರಿ. ಅಲ್ಲಾಹನ ಹೆಸರಲ್ಲಿ, ಅವನದ್ದೆಂದು ನಿಮಗೆ ಅರಿವಿಲ್ಲದಂತಹ ಮಾತುಗಳನ್ನು ನೀವಾಡುತ್ತೀರಾ?

وَ اِذَا فَعَلُوْا فَاِحْسَنًا قَالُوْا وَجَدْنَا عَلَيْهَا اٰبَاءَنَا وَ اللّٰهُ اَمْرًا نَّابِهًا قُلْ اِنَّ اللّٰهَ لَا يَأْمُرُ بِاِلْفَحْشٰٓءٍ اَتَقُوْا لِرَبِّ اللّٰهِ مَا لَا تَعْلَمُوْنَ ﴿٢٨﴾

6. ಇದು ಅರಬರಲ್ಲಿದ್ದ ಬೆತ್ತಲಾಗಿ ಪ್ರದಕ್ಷಿಣೆ ಮಾಡುವ ಪದ್ಧತಿಯೆಡೆಗಿರುವ ಸೂಚನೆ. ಅವರಲ್ಲಿ ಹೆಚ್ಚಿನವರು ಹಜ್ಜಿನ ಸಂದರ್ಭದಲ್ಲಿ ಬೆತ್ತಲಾಗಿ ಕಅಬಾದ ಪ್ರದಕ್ಷಿಣೆ ಮಾಡುತ್ತಿದ್ದರು. ಅವರ ಪೈಕಿಯ ಮಹಿಳೆಯರು ಈ ವಿಷಯದಲ್ಲಿ ಪುರುಷರಿಗಿಂತಲೂ ಹೆಚ್ಚು ನಿರ್ಲಜ್ಜರಾಗಿದ್ದರು. ಅವರು ಇದನ್ನೊಂದು ಧಾರ್ಮಿಕ ವಿಧಿ ಮತ್ತು ಪುಣ್ಯಕಾರ್ಯವೆಂದು ಭಾವಿಸಿ ನಿರ್ವಹಿಸುತ್ತಿದ್ದರು.

29. ಓ ಪೈಗಂಬರರೇ; ಇವರೊಡನೆ ಹೇಳಿರಿ, "ನನ್ನ ಪ್ರಭು ನ್ಯಾಯಪರ ಆಜ್ಞೆಯನ್ನಿತ್ತಿದ್ದಾನೆ. ಪ್ರತಿಯೊಂದು ಉಪಾಸನೆಯಲ್ಲಿ ಗಮನವನ್ನು ಸರಿಯಾಗಿರಿಸಬೇಕೆಂದೂ ಧರ್ಮವನ್ನು ಅವನಿಗೇ ಮೀಸಲಾಗಿಟ್ಟು ಅವನನ್ನೇ ಕೂಗಿ ಕರೆಯಬೇಕೆಂದೂ ಅವನ ಆಜ್ಞೆಯಾಗಿರುತ್ತದೆ. ಅವನು ನಿಮ್ಮನ್ನು ಈಗ ಸೃಷ್ಟಿಸಿದಂತೆಯೇ ನೀವು ಪುನಃ ಸೃಷ್ಟಿ ಸಲ್ಲುವಿರಿ."

قُلْ أَمَرَ رَبِّي بِالْقِسْطِ وَأَقِيمُوا وُجُوهَكُمْ
عِندَ كُلِّ مَسْجِدٍ وَادْعُوهُ مُخْلِصِينَ لَهُ الدِّينَ
كَمَا بَدَأَكُمْ تَعُودُونَ ﴿٢٩﴾

30. ಅವನು ಒಂದು ವಿಭಾಗಕ್ಕಂತು ನೇರ ಮಾರ್ಗವನ್ನು ತೋರಿಸಿರುತ್ತಾನೆ. ಆದರೆ ಇನ್ನೊಂದು ವಿಭಾಗದ ಮೇಲೆ ಪಥಭ್ರಷ್ಟತೆ ಅಂಟಿಕೊಂಡಿದೆ ಏಕೆಂದರೆ, ಅವರು ಅಲ್ಲಾಹನ ಬದಲಿಗೆ ಶೈತಾನರನ್ನು ತಮ್ಮ ರಕ್ಷಕರಾಗಿ ಮಾಡಿಕೊಂಡಿರುತ್ತಾರೆ ಮತ್ತು ತಾವು ನೇರ ಮಾರ್ಗದಲ್ಲಿದ್ದೇವೆಂದು ಅವರು ಭಾವಿಸಿಕೊಂಡಿದ್ದಾರೆ.

فَرِيقًا هَدَىٰ وَفَرِيقًا حَقَّ عَلَيْهِمُ الضَّلَالَةُ
إِنَّهُمْ اتَّخَذُوا الشَّيَاطِينَ أَوْلِيَاءَ مِنْ دُونِ
اللَّهِ وَيَحْسَبُونَ أَنَّهُم مُّهْتَدُونَ ﴿٣٠﴾

31. ಓ ಆದಮರ ಸಂತತಿಯವರೇ, ಉಪಾಸನೆಯ ಎಲ್ಲ ಸಂದರ್ಭಗಳಲ್ಲೂ ನಿಮ್ಮ 'ಅಲಂಕಾರ'ಗಳಿಂದ ಭೂಷಿತರಾಗಿರಿ.⁷ ಉಣ್ಣಿರಿ, ಕುಡಿಯಿರಿ ಮತ್ತು ಮಿತಿ ಮೀರಬೇಡಿರಿ. ಅಲ್ಲಾಹನು ಮಿತಿ ಮೀರುವವರನ್ನು ಮೆಚ್ಚುವುದಿಲ್ಲ.

يُبَيِّنُ آدَمَ خُذُوا زِينَتَكُمْ عِندَ كُلِّ
مَسْجِدٍ وَكُلُوا وَاشْرَبُوا وَلَا تُسْرِفُوا
إِنَّهُ لَا يَحِبُّ الْمُسْرِفِينَ ﴿٣١﴾

32. ಓ ಪೈಗಂಬರರೇ, ಅವರೊಡನೆ ಕೇಳಿರಿ, - ಅಲ್ಲಾಹನು ತನ್ನ ದಾಸರಿಗಾಗಿ, ಹೊರತೆಗೆದಿರುವ ವಸ್ತು ಭೂಷಣಗಳನ್ನೂ ಶುದ್ಧ ಆಹಾರ ಸಾಮಗ್ರಿಗಳನ್ನೂ ನಿಷಿದ್ಧಗೊಳಿಸಿದವನಾರು? ಹೇಳಿರಿ: ಇವೆಲ್ಲ ವಸ್ತುಗಳೂ ಇಹಜೀವನದಲ್ಲೂ ಸತ್ಯವಿಶ್ವಾಸಿಗಳಿಗಾಗಿರುತ್ತವೆ ಮತ್ತು ಪುನರುತ್ಥಾನ ದಿನದಲ್ಲಂತು ಇವು ಕೇವಲ ಅವರಿಗಾಗಿಯೇ ಮೀಸಲಾಗಿರುವುವು. ಇದೇ ರೀತಿಯಲ್ಲಿ ನಾವು ನಮ್ಮ ಸೂಕ್ತಗಳನ್ನು ಜ್ಞಾನವುಳ್ಳವರಿಗೆ ಸುಸ್ಪಷ್ಟವಾಗಿ ವಿವರಿಸುತ್ತೇವೆ.

قُلْ مَنْ حَرَّمَ زِينَةَ اللَّهِ الَّتِي أَخْرَجَ
لِعِبَادِهِ وَالطَّيِّبَاتِ مِنَ الرِّبَا قُلْ هِيَ
لِلَّذِينَ آمَنُوا فِي الْحَيَاةِ الدُّنْيَا خَالِصَةً
يَوْمَ الْقِيَامَةِ كَذَلِكَ نُفَصِّلُ الْآيَاتِ
لِقَوْمٍ يَعْلَمُونَ ﴿٣٢﴾

33. ಓ ಪೈಗಂಬರರೇ, ಇವರೊಡನೆ, ಹೇಳಿರಿ, "ನನ್ನ ಪ್ರಭು ನಿಷಿದ್ಧಗೊಳಿಸಿದ ವಿಷಯಗಳಿವು:- ಲಜ್ಜಾಹೀನ ಕಾರ್ಯಗಳು - ಅವು ಪ್ರತ್ಯಕ್ಷವಾದವುಗಳಿರಲಿ ಅಥವಾ ರಹಸ್ಯವಾದವುಗಳಿರಲಿ- ಪಾಪ ಕಾರ್ಯಗಳು,⁸ ಸತ್ಯಕ್ಕೆ ವಿರುದ್ಧವಾದ ಅತಿರೇಕ,⁹ ಅಲ್ಲಾಹನು

قُلْ إِنَّمَا حَرَّمَ رِبَايَ الْفَوَاحِشَ مَا ظَهَرَ
مِنْهَا وَمَا بَطَنَ وَالْإِثْمَ وَالْبَغْيَ بِغَيْرِ
الْحَقِّ وَأَنْ تُشْرِكُوا بِاللَّهِ مَا لَمْ يُنَزَّلْ

7. ಇಲ್ಲಿ ಅಲಂಕಾರವೆಂದರೆ ಪೂರ್ಣ ಉಡುಪಾಗಿದೆ. ದೇವನ ಆರಾಧನೆಗೆ ನಿಂತುಕೊಳ್ಳುವಾಗ ಸತ್ಯ (ಮರಸಲೇ ಬೇಕಾದ ಲಜ್ಜಾಂಗಗಳು) ಮಾತ್ರ ಮುಚ್ಚಿಕೊಂಡರೆ ಸಾಲದು. ಸಾಧ್ಯವಿರುವಷ್ಟರ ಮಟ್ಟಿಗೆ ಪೂರ್ಣ ಉಡುಪನ್ನು ಧರಿಸುವುದೂ ಅವಶ್ಯಕ. ಅದು ಲಜ್ಜಾಂಗಗಳನ್ನೂ ಮರಸಬೇಕು ಅಂತೆಯೇ ಅಲಂಕಾರವೂ ಆಗಿರಬೇಕು. ಒಬ್ಬನು ಯಾವನಾದರೂ ಸನ್ಮಾನ್ಯ ವ್ಯಕ್ತಿಯನ್ನು ಭೇಟಿಯಾಗಲು ಹೋಗುವಾಗ ಉತ್ತಮ ಉಡುಪು ಧರಿಸುವಂತೆ ಆರಾಧನೆಯ ಸಂದರ್ಭದಲ್ಲೂ ಉತ್ತಮ ಉಡುಪು ಧರಿಸಬೇಕು.

8. ಮೂಲದಲ್ಲಿ 'ಇಸ್ಕ್' ಎಂಬ ಪದ ಪ್ರಯೋಗವಾಗಿದೆ. ಅದರ ಮೂಲಾರ್ಥ 'ಕುಂದು-ಕೊರತೆ' ಎಂದಾಗಿದೆ. ಅರ್ಥಾತ್ ಅಲ್ಲಾಹನ ಅನುಸರಣೆ ಮತ್ತು ಆಜ್ಞಾಪಾಲನೆಯಲ್ಲಿ ಲೋಪ ಮಾಡುವುದು.

9. ಅರ್ಥಾತ್- ತನ್ನ ಮೇರೆಯನ್ನು ಮೀರಿ ತನಗೆ ಹಕ್ಕಿಲ್ಲದಂತಹ ಸೀಮೆಯನ್ನು ಪ್ರವೇಶಿಸುವುದು.

ಯಾರ ಪರವಾಗಿ ಯಾವುದೇ ಆಧಾರ ಅವತೀರ್ಣಗೊಳಿಸಿಲ್ಲವೋ ಅಂಥವರನ್ನು ಅವನೊಂದಿಗೆ ಸಹಭಾಗಿಯಾಗಿಸುವುದು ಮತ್ತು (ವಾಸ್ತವದಲ್ಲಿ ಅಲ್ಲಾಹನೇ ಹೇಳಿರುತ್ತಾನೆಂದು) ನಿಮಗೆ ತಿಳುವಳಿಕೆ ಇಲ್ಲದಿರುವ ಮಾತನ್ನು ಅಲ್ಲಾಹನ ಹೆಸರಲ್ಲಿ ಹೇಳುವುದು.

بِهِ سُلْطٰنًا وَّ اَنْ تَقُوْلُوْا عَلٰى اللّٰهِ مَا لَا تَعْلَمُوْنَ ﴿٣٤﴾

34. ಪ್ರತಿಯೊಂದು ಜನಾಂಗಕ್ಕೆ ಒಂದು ಕಾಲಾವಧಿ ನಿಶ್ಚಿತವಿದೆ. ಅದರ ಕಾಲಾವಧಿಯು ಮುಗಿದಾಗ ಒಂದು ಕ್ಷಣ ಹಿಂದೆ ಅಥವಾ ಮುಂದೆ ಆಗುವುದಿಲ್ಲ.

وَلِكُلِّ اُمَّةٍ اَجَلٌ وَّ اِذَا جَآءَ اَجَلُهُمْ لَا يَسْتَأْخِرُوْنَ سَاعَةً وَّ لَا يَسْتَقْدِرُوْنَ ﴿٣٥﴾

35. ಓ ಆದಮರ ಸಂತತಿಯವರೇ, ನಮ್ಮ ವಚನಗಳನ್ನು ಹೇಳಿ ಕೊಡುತ್ತಿರುವ ಸಂದೇಶವಾಹಕರು ಸ್ವತಃ ನಿಮ್ಮ ಮಧ್ಯೆಯಿಂದಲೇ ನಿಮ್ಮ ಬಳಿಗೆ ಬಂದರೆ, ಆಜ್ಞೋಲ್ಲಂಘನೆ ಮಾಡದವನು ಹಾಗೂ ತನ್ನನ್ನು ತಾನೇ ಸಂಸ್ಕರಿಸಿಕೊಳ್ಳುವವನಿಗೆ ಯಾವುದೇ ಭಯ ಮತ್ತು ವ್ಯಥೆಯ ಸಂಭವವೇ ಇಲ್ಲವೆಂಬುದನ್ನು ಅರಿತು ಕೊಳ್ಳಿರಿ (ಎಂಬ ವಿಷಯವನ್ನು ಅಲ್ಲಾಹನು ಸೃಷ್ಟಿಯ ಆರಂಭದಲ್ಲೇ ಸ್ಪಷ್ಟವಾಗಿ ಹೇಳಿದ್ದನು.)

يٰۤاَيُّهَا اٰدَمُ رِمٰۤا يٰۤاَتِيْتَكُمُ رُّسُلٌ مِّنْكُمْ يَقُوْلُوْنَ عَلَيْكُمْ اٰتِيْتُمْ اِنْفٰى وَّ اَصْلَحَ فَلَا خَوْفٌ عَلَيْهِمْ وَّ لَا هُمْ يَحْزَنُوْنَ ﴿٣٦﴾

36. ನಮ್ಮ ವಚನಗಳನ್ನು ಸುಳ್ಳಾಗಿಸುವವರು ಮತ್ತು ಅವುಗಳ ವಿರುದ್ಧ ಉದ್ವಿಗ್ನತನ ತೋರುವವರೇ ನರಕಾಗ್ನಿಯವರಾಗಿದ್ದು ಅಲ್ಲಿ ಅವರು ಸದಾ ಕಾಲ ವಾಸಿಸುವರು.

وَالَّذِيْنَ كَذَّبَ اٰيٰتِنَا وَّ اسْتَكْبَرَ وَّ اعْتٰهٰ اُولٰٓئِكَ اَصْحٰبُ النَّارِ هُمْ فِيْهَا خٰلِدُوْنَ ﴿٣٧﴾

37. ಮಿಥ್ಯಾರೋಪಗಳನ್ನು ಸೃಷ್ಟಿಸಿ ಅಲ್ಲಾಹನ ಮೇಲೆ ಹೊರಿಸುವವನಿಗಿಂತ ಅಥವಾ ಅಲ್ಲಾಹನ ಸತ್ಯವಚನಗಳನ್ನು ಸುಳ್ಳಾಗಿಸುವವನಿಗಿಂತ ದೊಡ್ಡ ಅಕ್ರಮಿ ಇನ್ನಾರು? ಇಂಥವರು ನಮ್ಮಿಂದ ಕಳುಹಿಸಲ್ಪಟ್ಟ ನಮ್ಮ ದೇವಚರರು ಅವರ ಪ್ರಾಣಹರಣ ಮಾಡಲು ತಲಪುವ ಕ್ಷಣದ ವರೆಗೂ ವಿಧಿಲಿಖಿತದಂತೆ ತಮ್ಮ ಪಾಲನ್ನು ಪಡೆಯುತ್ತಲೇ ಇರುವರು.¹⁰ ಆಗ ದೇವಚರರು ಅವರೊಡನೆ, "ನೀವು ಅಲ್ಲಾಹನ ಬದಲಿಗೆ ಕೂಗಿ ಕರೆಯುತ್ತಿದ್ದ ನಿಮ್ಮ ಆರಾಧ್ಯರು ಈಗಲ್ಲಿದ್ದಾರೆಯೇ?" ಎಂದು ಕೇಳುವರು- ಅವರು, "ಅವರೆಲ್ಲರೂ ಕಾಣೆಯಾಗಿದ್ದಾರೆ" ಎನ್ನುವರು. ನಾವು ನಿಜಕ್ಕೂ ಸತ್ಯಧಿಕ್ಕಾರಿಗಳಾಗಿದ್ದೆವೆಂದು ಅವರು ತಮ್ಮ ವಿರುದ್ಧ ತಾವೇ ಸಾಕ್ಷಿ ಹೇಳುವರು.

فَمَنْ اَظْلَمُ مِمَّنْ افْتَرٰى عَلٰى اللّٰهِ كَذِبًا وَّ اَوْ كَذَّبَ بِآيٰتِنَا وَّ اُولٰٓئِكَ يٰۤاَلٰهٰهُمْ تَصِيَّبُهُمْ مِّنَ الْكِتٰبِ حَتّٰى اِذَا جَآءَتْهُمْ رُّسُلُنَا يَتَوَقَّوْهُمْ قٰلُوْا اٰيٰنَ مَا كُنْتُمْ تَدْعُوْنَ مِّنْ دُوْنِ اللّٰهِ قٰلُوْا ضَلُّوْا عَتٰوًا وَّ شٰهَدُوْا عَلٰى اَنْفُسِهِمْ اَنْهُمْ كٰنُوْا كٰفِرِيْنَ ﴿٣٨﴾

10. ಅರ್ಥಾತ್- ಅವರಿಗೆ ನಿಗದಿ ಪಡಿಸಲಾಗಿರುವಷ್ಟು ಕಾಲ ಅವರು ಲೋಕದಲ್ಲಿರುವರು ಮತ್ತು ಮೇಲ್ನೋಟಕ್ಕೆ ಬಳ್ಳಿಯ ಅಥವಾ ಕೆಟ್ಟ ಜೀವಿತವೆಂದು ತೋರುವ ತಮ್ಮ ಪಾಲಿನ ಜೀವನವನ್ನು ಅವರು ನಡೆಸುವರು.

38. ನಿಮಗಿಂತ ಮುಂಚೆ ಗತಿಸಿಹೋದ 'ಯಕ್ಷ ಮತ್ತು ಮಾನವ' ಸಮುದಾಯಗಳು ಪ್ರವೇಶಿಸಿದ್ದ ನರಕಾಗ್ನಿಯಲ್ಲೇ ನೀವೂ ಪ್ರವೇಶಿಸಿರೆಂದು ಅಲ್ಲಾಹನು ಹೇಳುವನು. ಪ್ರತಿಯೊಂದು ಸಮುದಾಯವೂ ನರಕಾಗ್ನಿಯೊಳಗೆ ಪ್ರವೇಶಿಸುವಾಗ ತನಗಿಂತ ಮುಂಚಿನ ಸಮುದಾಯವನ್ನು ಶಪಿಸುತ್ತ ಪ್ರವೇಶಿಸುವುದು. ಹೀಗೆ ಎಲ್ಲರೂ ಅಲ್ಲಿ ಒಟ್ಟು ಸೇರಿದಾಗ ಅನಂತರದ ಪ್ರತಿಯೊಂದು ಸಮುದಾಯವು ತನಗಿಂತ ಮುಂಚಿನ ಸಮುದಾಯದ ಬಗ್ಗೆ, "ಓ ನಮ್ಮ ಪ್ರಭೂ, ನಮ್ಮನ್ನು ಪಥಭ್ರಷ್ಟರಾಗಿ ಮಾಡಿದವರು ಇವರೇ ಆಗಿದ್ದರು. ಆದುದರಿಂದ ಇವರಿಗೆ ನರಕಾಗ್ನಿಯ ಇಮ್ಮಡಿ ಯಾತನೆ ನೀಡು" ಎಂದು ಹೇಳುವುದು, "ಪ್ರತಿಯೊಂದಕ್ಕೂ ಇಮ್ಮಡಿ ಯಾತನೆಯೇ ಇದೆ. ಆದರೆ ನಿಮಗೆ ತಿಳಿದಿರುವುದಿಲ್ಲ" ಎಂಬ ಉತ್ತರ ಸಿಗುವುದು.¹¹

39. ಮೊದಲಿನ ಸಮುದಾಯವು ಅನಂತರದ ಸಮುದಾಯದೊಡನೆ, "(ನಾವು ಅಪರಾಧಿಗಳಾಗಿದ್ದರೆ) ನಿಮಗೆ ನಮ್ಮ ಮೇಲಿದ್ದ ಶ್ರೇಷ್ಠತೆಯಾದರೂ ಏನು? ಈಗ ನಿಮ್ಮ ಗಳಿಕೆಯ ಫಲವಾಗಿ ಯಾತನೆಯ ಸವಿಯನ್ನು ಅನುಭವಿಸಿರಿ" ಎನ್ನುವುದು.

40. ನಮ್ಮ ವಚನಗಳನ್ನು ಸುಳ್ಳಾಗಿಸಿದವರಿಗೆ ಮತ್ತು ಅವುಗಳ ವಿರುದ್ಧ ಉದ್ಭಟತನ ತೋರಿದವರಿಗೆ ಗಗನ ದ್ವಾರಗಳು ಎಷ್ಟು ಮಾತ್ರಕ್ಕೂ ತೆರೆಯಲ್ಪಡಲಾರವು ಎಂಬುದನ್ನು ಖಾತ್ರಿಯಾಗಿ ತಿಳಿದುಕೊಳ್ಳಿರಿ. ಅವರ ಸ್ವರ್ಗ ಪ್ರವೇಶವು ಸೂಚಿಯ ರಂಧ್ರದೊಳಗೆ ಒಂಟೆ ಪ್ರವೇಶಿಸುವಷ್ಟೇ ಅಸಂಭವ. ಅಪರಾಧಿಗಳಿಗೆ ನಮ್ಮಲ್ಲಿ ಇಂತಹ ಪ್ರತಿಫಲವೇ ಸಿಗುತ್ತದೆ.

41. ಅವರಿಗೆ ನರಕದ್ದೇ ಹಾಸಿಗೆ ಮತ್ತು ನರಕದ್ದೇ ಹೊದಿಕೆ ಇರುವುದು. ನಾವು ಅಕ್ರಮಿಗಳಿಗೆ ಕೊಡುವ ಪ್ರತಿಫಲ ಇದುವೇ ಆಗಿರುತ್ತದೆ.

42. ಇದಕ್ಕೆ ವ್ಯತಿರಿಕ್ತವಾಗಿ ನಮ್ಮ ವಚನಗಳನ್ನು ಸ್ವೀಕರಿಸಿಕೊಂಡವರು ಮತ್ತು ಸತ್ಕರ್ಮ ಕೈಗೊಂಡವರು- ನಾವು ಪ್ರತಿಯೊಬ್ಬನನ್ನು ಅವನ ಶಕ್ತಿಗನುಸಾರ ಮಾತ್ರ ಹೊಣೆಗಾರನನ್ನಾಗಿ ಮಾಡುತ್ತೇವೆ- ಅವರು ಸ್ವರ್ಗದವರು. ಅಲ್ಲಿ ಅವರು ಸದಾಕಾಲ ವಾಸಿಸುವರು.

قَالَ ادْخُلُوا فِيْ اُمَمٍ قَدْ خَلَتْ مِنْ قَبْلِكُمْ مِنَ الْجِنَّ وَالْاِنْسِ فِي النَّارِ كُلَّمَا دَخَلَتْ اُمَّةٌ لَعَنَتْ اُخْتَهَا حَتّٰى اِذَا رَكِبُوْا فِيْهَا جَمِيْعًا قَالَتْ اُخْرُهُمْ لَوْلَاهُمْ رَبَّنَا هُمْ اِلَّا اَصْلُوْنَا فَاْتِيَهُمْ عَذَابٌ اَبَا ضَعْفًا مِنَ النَّارِ قَالِ الْاٰلِ لِجُلِيْ ضِعْفٌ وَلٰكِنْ لَّا تَعْلَمُوْنَ ﴿٤٠﴾

وَقَالَتْ اُولٰٓئِهٖمْ لَاخْرُهُمْ فَمَا كَانَ لَكُمْ عَلَيْنَا مِنْ فَضْلٍ فَاذُوْا الْعَذَابَ بِمَا كُنْتُمْ تَكْسِبُوْنَ ﴿٤١﴾

اِنَّ الَّذِيْنَ كَفَرُوْا بِآيٰتِنَا وَاسْتَكْبَرُوْا عَنْهَا لَا نَفْتَحُ لَهُمْ اَبْوَابَ السَّمٰوٰتِ وَلَا يَدْخُلُوْنَ الْجَنَّةَ حَتّٰى يَلْبِغَ الْجَمَلُ فِيْ سِمِ الْخَيْاطِ وَكَذٰلِكَ نَجْزِي الْمُجْرِمِيْنَ ﴿٤٢﴾

لَهُمْ مِنْ جَهَنَّمَ مِهَادٌ وَمِنْ فَوْقِهِمْ غَوَاشٍ وَكَذٰلِكَ نَجْزِي الظّٰلِمِيْنَ ﴿٤٣﴾

وَالَّذِيْنَ اٰمَنُوْا وَعَمِلُوا الصّٰلِحٰتِ لَا نُكَلِّفُ نَفْسًا اِلَّا وُسْعَهَا اِنَّ اَوْلٰئِكَ اَصْحَابُ الْجَنَّةِ هُمْ فِيْهَا خٰلِدُوْنَ ﴿٤٤﴾

11. ಅರ್ಥಾತ್- ಸ್ವತಃ ಪಥಭ್ರಷ್ಟತೆಯನ್ನು ನೆಚ್ಚಿಕೊಂಡಿದ್ದಕ್ಕಾಗಿ ಒಂದು ವಿಧದ ಶಿಕ್ಷೆಯಾದರೆ ಇತರರನ್ನೂ ಪಥಭ್ರಷ್ಟಗೊಳಿಸಿದ್ದಕ್ಕಾಗಿ ಮತ್ತೊಂದು ವಿಧದ ಶಿಕ್ಷೆ. ತಮ್ಮ ಅಪರಾಧಗಳಿಗಾಗಿ ಒಂದು ಶಿಕ್ಷೆಯಾದರೆ ಇತರರಿಗೆ ಅಪರಾಧ ಕೃತ್ಯಗಳ ಬಳುವಳಿಯನ್ನು ಬಿಟ್ಟು ಬಂದಿದ್ದಕ್ಕಾಗಿ ಮತ್ತೊಂದು ಶಿಕ್ಷೆ.

43. ಅವರ ಹೃದಯಗಳಲ್ಲಿ ಒಬ್ಬರ ವಿರುದ್ಧ ಇನ್ನೊಬ್ಬರಿಗಿದ್ದ ಕ್ಷೇಶಗಳನ್ನು ನಾವು ತೆಗೆದುಬಿಡುವೆವು. ಅವರ ತಳಭಾಗದಲ್ಲಿ ಕಾಲುನೆಗಳು ಹರಿಯುತ್ತಿರುವವು. ಅವರು, "ನಮಗೆ ಈ ಮಾರ್ಗವನ್ನು ತೋರಿಸಿ ಕೊಟ್ಟ ಅಲ್ಲಾಹನಿಗೇ ಸರ್ವಸ್ತುತಿಯು. ಅಲ್ಲಾಹನು ನಮಗೆ ಮಾರ್ಗದರ್ಶನ ನೀಡದಿರುತ್ತಿದ್ದರೆ, ನಾವು ಸ್ವಯಂ ಮಾರ್ಗದರ್ಶನ ಹೊಂದುತ್ತಿರಲಿಲ್ಲ. ನಮ್ಮ ಪ್ರಭುವಿನಿಂದ ಕಳುಹಿಸಲ್ಪಟ್ಟ ಸಂದೇಶ ವಾಹಕರು ನಿಜಕ್ಕೂ ಸತ್ಯವನ್ನೇ ಪಡೆಕೊಂಡು ಬಂದಿದ್ದರು" ಎಂದು ಹೇಳುವರು. ಆಗ, "ನೀವು ವಾರೀಸುದಾರರಾಗಿ ಮಾಡಲ್ಪಟ್ಟಿರುವ ಈ ಸ್ವರ್ಗವು ನೀವು ಮಾಡುತ್ತಿದ್ದ ಕರ್ಮಗಳ ಪ್ರತಿಫಲವಾಗಿ ನಿಮಗೆ ಸಿಕ್ಕಿದೆ" ಎಂಬ ಧ್ವನಿ ಕೇಳಿ ಬರುವುದು.

44. ಸ್ವರ್ಗದವರು ನರಕದವರನ್ನು ಕೂಗಿ ಹೀಗೆ ಹೇಳುವರು, "ನಮ್ಮ ಪ್ರಭು ನಮಗೆ ನೀಡಿದ್ದ ಸಕಲ ವಾಗ್ದಾನಗಳು ಸರಿಯಾಗಿರುವುದನ್ನು ನಾವು ಕಂಡುಕೊಂಡೆವು. ನಿಮ್ಮ ಪ್ರಭು ನಿಮಗೆ ಮಾಡಿದ್ದ ವಾಗ್ದಾನಗಳು ಸರಿಯಾಗಿರುವುದನ್ನು ನೀವು ಕಂಡುಕೊಂಡಿರಾ?" ಅವರು ಹೌದೆನ್ನುವರು. ಆಗ ಘೋಷಿಸುವವನೊಬ್ಬನು ಅವರ ನಡುವೆ ಹೀಗೆ ಘೋಷಿಸುವನು, ಅಕ್ರಮಿಗಳ ಮೇಲೆ ಅಲ್ಲಾಹನ ಶಾಪವಿದೆ.

45. ಅವರು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುತ್ತಿದ್ದರು, ಅದನ್ನು ಜಟಿಲಗೊಳಿಸಲು ಯತ್ನಿಸುತ್ತಿದ್ದರು ಹಾಗೂ ಪರ ಲೋಕವನ್ನು ನಿರಾಕರಿಸುತ್ತಿದ್ದರು.

46. ಇವೆರಡೂ ವರ್ಗಗಳ ಮಧ್ಯೆ ಒಂದು ತೆರೆಯಿರುವುದು. ಅದರ ಶಿಖರ(ಅಲ್-ರಾಫ್)ಗಳಲ್ಲಿ ಇನ್ನು ಕೆಲವಿರುವರು. ಇವರು ಪ್ರತಿಯೊಬ್ಬನನ್ನು ಅವನ ಮುಖ ಮುದ್ರೆಯಿಂದಲೇ ಗುರುತು ಹಿಡಿಯುವರು ಮತ್ತು ಸ್ವರ್ಗದವರೊಡನೆ, "ನಿಮಗೆ ಶುಭವಾಗಲಿ" ಎಂದು ಕೂಗಿ ಹೇಳುವರು. ಇವರಿನ್ನೂ ಸ್ವರ್ಗದೊಳಗೆ ಪ್ರವೇಶಿಸಲಿಲ್ಲ. ಆದರೆ ಅದರ ಉಮೇದುವಾರರಾಗಿರುವರು.¹²

47. ಇವರ ದೃಷ್ಟಿಗಳು ನರಕದ ಕಡೆಗೆ ತಿರುಗಿದಾಗ ಇವರು, "ಓ ನಮ್ಮ ಪ್ರಭೂ, ನಮ್ಮನ್ನು ಈ ಅಕ್ರಮಿಗಳೊಂದಿಗೆ ಸೇರಿಸಬೇಡ" ಎಂದು ಹೇಳುವರು.

وَنَزَعْنَا مَا فِي صُدُورِهِمْ مِنْ غَلٍّ تَجْرِي مِنْ تَحْتِهِمُ الْأَنْهَارُ وَقَالُوا الْحَسْدُ لِلَّهِ الَّذِي هَدَانَا لِهَذَا وَمَا كُنَّا لِنَهْتَدِيَ لَوْلَا أَنْ هَدَانَا اللَّهُ لَقَدْ جَاءَتْ رُسُلًا مِنَّا بِالْحَقِّ وَنُودُوا أَنْ تِلْكَ الْجَنَّةُ الَّتِي أُورِثْتُمُوهَا بِمَا كُنْتُمْ تَعْمَلُونَ ﴿٤٣﴾

وَنَادَى أَصْحَابُ الْجَنَّةِ أَصْحَابَ النَّارِ أَنْ قَدْ وَجَدْنَا مَا وَعَدَنَا رَبُّنَا حَقًّا فَهَلْ وَجَدْتُمْ مَا وَعَدَ رَبُّكُمْ حَقًّا قَالُوا نَعَمْ فَإِنَّهُمْ مُؤَدَّبُونَ بِمَا كَانُوا يَعْمَلُونَ ﴿٤٤﴾

الَّذِينَ يَصُدُّونَ عَنْ سَبِيلِ اللَّهِ وَيَبْغُونَهَا عِوَجًا وَهُمْ بِالْآخِرَةِ كَافِرُونَ ﴿٤٥﴾

وَبَيْنَهُمَا حِجَابٌ وَعَلَى الْأَعْرَابِ رِجَالٌ يَعْرِفُونَ كُلًّا بِسِيمَاهُمْ وَنَادُوا أَصْحَابَ الْجَنَّةِ أَنْ سَلِّمُوا عَلَيْكُمْ فَكَمْ يَدْخُلُوهَا وَهُمْ يَطْمَعُونَ ﴿٤٦﴾

وَإِذَا صُرِفَتْ أَبْصَارُهُمْ تِلْقَاءَ أَصْحَابِ النَّارِ قَالُوا رَبَّنَا لَا تَجْعَلْنَا مَعَ الْقَوْمِ الظَّالِمِينَ ﴿٤٧﴾

12. 'ಅಸ್‌ಹಾಬುಲ್ ಅಲ್‌ರಾಫ್' ಅಥವಾ ಶಿಖರದವರು. ಅಂದರೆ ಸ್ವರ್ಗ ಪ್ರವೇಶಿಸಲು ಸಾಧ್ಯವಾಗುವಷ್ಟು ಸಕಾರಾತ್ಮಕ ಅಂಶಗಳನ್ನಾಗಲಿ, ನರಕಕ್ಕೆ ತಳ್ಳಿ ಬಿಡಲಾಗುವಷ್ಟು ನಕಾರಾತ್ಮಕ ಅಂಶಗಳನ್ನಾಗಲಿ ಹೊಂದಿರದವರು. ಆದ್ದರಿಂದ ಅವರು ಸ್ವರ್ಗ ಮತ್ತು ನರಕದ ಒಂದು ಸರಹದ್ದಿನಲ್ಲಿದ್ದು ಅಲ್ಲಾಹನ ಅನುಗ್ರಹದಿಂದ ತಮಗೂ ಸ್ವರ್ಗ ಪ್ರಾಪ್ತವಾಗಬಹುದು ಎಂಬ ನಿರೀಕ್ಷೆಯಲ್ಲಿರುವರು.

48. ಅನಂತರ ಈ 'ಶಿಖರದವರು' ನರಕದ ಕೆಲವು ಕುಖ್ಯಾತ ಜನರನ್ನು ಅವರ ಲಕ್ಷಣಗಳಿಂದಲೇ ಗುರುತು ಹಿಡಿದು, "ಇಂದು ನಿಮ್ಮ ಕೂಟಗಳೂ ನೀವು ಅಹಂಕಾರ ಪಡುತ್ತಿದ್ದ ವಸ್ತು ಒಡವೆಗಳೂ ನಿಮಗೆ ಯಾವ ಕೆಲಸಕ್ಕೂ ಬಾರದಾದವು ಎಂಬುದನ್ನು ನೀವು ಕಂಡುಕೊಂಡಿರಿ.

وَتَأَذَىٰ أَصْحَابِ الْأَعْرَابِ رَجَالًا يَعْرِفُونَ نَهُمْ
بِسْمِهِمْ قَالُوا مَا أَغْنَىٰ عَنْكُمْ جَمْعُكُمْ
وَمَا كُنْتُمْ تَسْتَكْبِرُونَ ﴿٤٨﴾

49. ಇವರಿಗೆ ಅಲ್ಲಾಹನು ತನ್ನ ಕೃಪೆಯಿಂದ ಏನನ್ನೂ ನೀಡಲಾರನೆಂದು ನೀವು ಆಣೆ ಹಾಕಿ ಹೇಳುತ್ತಿದ್ದುದು ಈ ಸ್ವರ್ಗವಾಸಿಗಳನ್ನು ಕುರಿತಾಗಿಯೇ ಅಲ್ಲವೇ? ಇಂದು "ಸ್ವರ್ಗದಲ್ಲಿ ಪ್ರವೇಶಿಸಿರಿ. ನಿಮಗೆ ಭಯವೂ ಇಲ್ಲ ವ್ಯಥೆಯೂ ಇಲ್ಲ" ಎಂದು ಹೇಳಿದುದು ಇವರೊಡನೆಯೇ ಅಲ್ಲವೇ?" ಎಂದು ಕೂಗಿ ಹೇಳುವರು.

أَهُؤُلَاءِ الَّذِينَ أَقْسَمْتُمْ لَا يَنَالُهُمُ اللَّهُ
بِرَحْمَةٍ ۖ ادْخُلُوا الْجَنَّةَ لَا خَوْفٌ عَلَيْكُمْ
وَلَا أَنْتُمْ تَحْزَنُونَ ﴿٤٩﴾

50-51. ನರಕದವರು ಸ್ವರ್ಗದವರನ್ನು ಕೂಗಿ, "ನಮ್ಮ ಮೇಲೆ ಒಂದಿಷ್ಟು ನೀರನ್ನು ಸುರಿದುಬಿಡಿರಿ ಅಥವಾ ಅಲ್ಲಾಹನು ನಿಮಗೆ ಕೊಟ್ಟ ಆಹಾರದಿಂದಲೇ ತುಸು ಎಸೆದು ಬಿಡಿರಿ" ಎನ್ನುವರು. ಆಗ, "ಅಲ್ಲಾಹನ ಧರ್ಮವನ್ನು ಆಟವನ್ನಾಗಿಯೂ ವಿನೋದವನ್ನಾಗಿಯೂ ಮಾಡಿಕೊಂಡಿದ್ದ ಹಾಗೂ ಭೂಲೋಕದ ಜೀವನದಿಂದಾಗಿ ವಂಚನೆಗೊಳಪಟ್ಟಿದ್ದ ಸತ್ಯನಿಷೇಧಿಗಳಿಗೆ ಅಲ್ಲಾಹನು ಇವರಡು ವಸ್ತುಗಳನ್ನೂ ನಿಷಿದ್ಧಗೊಳಿಸಿರುತ್ತಾನೆ. ಅವರು ಇಂದಿನ ಭೇಟಿಯನ್ನು ಮರೆತುಬಿಟ್ಟಂತೆಯೇ ನಮ್ಮ ದೃಷ್ಟಾಂತಗಳನ್ನು ನಿರಾಕರಿಸುತ್ತಿದ್ದುದರಿಂದ ಇಂದು ನಾವೂ ಅವರನ್ನು ಮರೆತುಬಿಡುವೆವು ಎಂದು ಅಲ್ಲಾಹನು ಹೇಳುತ್ತಾನೆ" ಎಂದು ಅವರು ಉತ್ತರ ಕೊಡುವರು.

وَتَأَذَىٰ أَصْحَابِ النَّارِ أَصْحَابِ الْجَنَّةِ أَنْ
أَفِيضُوا عَلَيْنَا مِنَ الْمَاءِ أَوْ مِمَّا رَزَقَكُمُ
اللَّهُ ۖ قَالُوا إِنَّ اللَّهَ حَرَمَهَا عَلَى الْكَافِرِينَ ﴿٥٠﴾
الَّذِينَ اتَّخَذُوا دِينَهُمْ لَهْوًا وَلَعِبًا وَ
غَرَّتْهُمْ الْحَيَاةُ الدُّنْيَا ۖ فَالْيَوْمَ نَنسِفُهُمْ
كَمَا نَسَفْنَا لِقَاءَ يَوْمِهِمْ هَذَا ۖ وَمَا
كَانُوا بِأَيِّتِنَا يَجْحَدُونَ ﴿٥١﴾

52. ನಾವು ಜ್ಞಾನದ ಆಧಾರದಲ್ಲಿ ಸವಿಸ್ತಾರಗೊಳಿಸಿರುವ ಹಾಗೂ ವಿಶ್ವಾಸವಿಡುವವರಿಗೆ ಮಾರ್ಗದರ್ಶನ ಮತ್ತು ಕರುಣೆಯಾಗಿರುವ ಗ್ರಂಥವನ್ನು ಇವರ ಬಳಿಗೆ ತಂದಿದ್ದೇವೆ.

وَلَقَدْ جَعَلْنَاهُمْ بِكِتَابٍ فَصَّلْنَاهُ عَلَىٰ عِلْمٍ
هُدًى وَرَحْمَةً لِّقَوْمٍ يُؤْمِنُونَ ﴿٥٢﴾

53. ಇನ್ನೇನು ಈ ಗ್ರಂಥವು ತಿಳಿಸುತ್ತಿರುವ ಪರಿಣಾಮವು ತೋರಿ ಬರಬೇಕೆಂಬುದರ ಹೊರತು ಬೇರೇನನ್ನಾದರೂ ಇವರು ನಿರೀಕ್ಷಿಸುತ್ತಿರುವರೇ? ಆ ಪರಿಣಾಮವು ಮುಂದೆ ಬಂದು ಬಿಟ್ಟಿತ್ತು, ಈ ಹಿಂದೆ ಅದನ್ನು ಅವಗಣಿಸಿದ್ದವರೇ ಹೀಗೆ

هَلْ يَنْظُرُونَ إِلَّا تَأْوِيلَهُ ۖ يَوْمَ يَأْتِي
تَأْوِيلَهُ يَقُولُ الَّذِينَ نَسُوهُ مِنْ قَبْلُ
قَدْ جَاءَتْ رُسُلٌ بِآيَاتِنَا بِالْحَقِّ ۖ فَهَلْ لَنَا

<p>ಹೇಳುವರು: "ನಿಜಕ್ಕೂ ನಮ್ಮ ಪ್ರಭುವಿನ ಸಂದೇಶವಾಹಕರು ಸತ್ಯ ಸಹಿತವೇ ಬಂದಿದ್ದರು. ಇನ್ನು ನಮ್ಮ ಪರವಾಗಿ ಶಿಫಾರಸು ಮಾಡಲು ನಮಗೆ ಯಾರಾದರೂ ಶಿಫಾರಸುದಾರರು ಸಿಗುವರೇ? ಅಥವಾ ನಾವು ಹಿಂದೆ ಮಾಡುತ್ತಿದ್ದುದರ ಬದಲಿಗೆ ಇನ್ನು ಬೇರೆ ರೀತಿಯಿಂದ ಕಾರ್ಯವೆಸಗಿ ತೋರಿಸಲಿಕ್ಕಾಗಿ ನಮ್ಮನ್ನು ಇನ್ನೊಮ್ಮೆ ಹಿಂದಕ್ಕೆ ಕಳುಹಿಸಿ ಬಿಡಲಿ."- ಅವರು ತಮ್ಮನ್ನು ತಾವೇ ನಷ್ಟಕ್ಕೆ ಗುರಿಪಡಿಸಿಕೊಂಡರು. ಅವರು ಸೃಷ್ಟಿಸಿಕೊಂಡಿದ್ದ ಎಲ್ಲ ಸುಳ್ಳುಗಳೂ ಇಂದು ಅವರಿಂದ ಮಾಯವಾದುವು.</p>	<p>مِنْ شُفَعَاءَ فَيَشْفَعُوا لَنَا أَوْ نُرَدُّ فَنَعْمَلْ غَيْرَ الَّذِي كُنَّا نَعْمَلُ قَدْ خَسِرُوا أَنْفُسَهُمْ وَضَلَّ عَنْهُمْ مَّا كَانُوا يُفْتَرُونَ ﴿٥٣﴾</p>
<p>54. ವಾಸ್ತವದಲ್ಲಿ ನಿಮ್ಮ ಪ್ರಭು ಅಲ್ಲಾಹನೇ ಆಗಿರುತ್ತಾನೆ. ಅವನು ಭೂಮಿ-ಆಕಾಶಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದನು.¹³ ತರುವಾಯ ತನ್ನ 'ವಿಶ್ವ ಸಾಮ್ರಾಜ್ಯ ಪೀಠ'ದಲ್ಲಿ (ಅರ್ಶ್) ವಿರಾಜಮಾನನಾದನು.¹⁴ ಅವನು ಇರುಳನ್ನು ಹಗಲಿನ ಮೇಲೆ ಹರಡುತ್ತಾನೆ ಮತ್ತು ರಾತ್ರಿಯನ್ನು ಹಗಲು ಹಿಂಬಾಲಿಸಿಕೊಂಡು ಓಡಿ ಬರುತ್ತದೆ. ಅವನು ಸೂರ್ಯನನ್ನೂ ಚಂದ್ರನನ್ನೂ ನಕ್ಷತ್ರಗಳನ್ನೂ ಸೃಷ್ಟಿಸಿದನು. ಎಲ್ಲವೂ ಅವನ ಆಜ್ಞಾಧೀನವಾಗಿವೆ. ಎಚ್ಚರಿಕೆ! ಅವನದೇ ಸೃಷ್ಟಿ. ಅವನದೇ ಅಪ್ಪಣೆ.¹⁵ ಸರ್ವಲೋಕಗಳ ಒಡೆಯನೂ ಪ್ರಭುವೂ ಆಗಿರುವ ಅಲ್ಲಾಹನುಮಹಾ ಸಮೃದ್ಧನು.¹⁶</p>	<p>إِنَّ رَبَّكُمُ اللَّهُ الَّذِي خَلَقَ السَّمَوَاتِ وَالْأَرْضَ فِي سِتَّةِ أَيَّامٍ ثُمَّ اسْتَوَىٰ عَلَى الْعَرْشِ يُغْشِي اللَّيْلَ النَّهَارَ يَطْلُبُهُ حَشِيئَاتُ الشَّمْسِ وَالْقَمَرِ وَالنُّجُومِ مُسَخَّرَاتٍ بِأَمْرِهِ ۗ إِنَّ اللَّهَ خَلَقُ وَالْآلَمِ تَبَرَّكَ اللَّهُ رَبُّ الْعَالَمِينَ ﴿٥٤﴾</p>
<p>55. ನಿಮ್ಮ ಪ್ರಭುವನ್ನು ಭಯ ವಿನಯದೊಂದಿಗೆ ಮತ್ತು ರಹಸ್ಯವಾಗಿ ಪ್ರಾರ್ಥಿಸಿರಿ. ನಿಶ್ಚಯವಾಗಿಯೂ ಅವನು ಸೀಮೋಲ್ಲಂಘಕರನ್ನು ಮೆಚ್ಚುವುದಿಲ್ಲ.</p>	<p>أَدْعُوا رَبَّكُمْ تَضَرُّعًا وَخُفْيَةً إِنَّهُ لَا يُحِبُّ الْمُعْتَدِينَ ﴿٥٥﴾</p>
<p>56. ಭೂಮಿಯಲ್ಲಿ ಸುಧಾರಣೆಯಾಗಿರುವಾಗ ಕ್ಷೋಭೆಯನ್ನುಂಟು ಮಾಡಬೇಡಿರಿ.¹⁷ ಭಯದೊಂದಿಗೂ ಆಶೆಯೊಂದಿಗೂ</p>	<p>وَلَا تُفْسِدُوا فِي الْأَرْضِ بَعْدَ إِصْلَاحِهَا وَادْعُوهُ حَوْكًا وَطَمَعًا إِنَّ رَحْمَتَ اللَّهِ</p>
<p>13. ಇಲ್ಲಿ 'ದಿನ' ಎಂಬ ಪದವು ಲೋಕದ ಜನರು ಇಪ್ಪತ್ತನಾಲ್ಕು ಗಂಟೆಗಳಿಗೆ ಸಮಾನವಾದುದೆಂದು ಭಾವಿಸುವ ದಿನವೂ ಆಗಿರಬಹುದು. ಅಥವಾ ಇದನ್ನು 'ಯುಗ' ಎಂಬ ಅರ್ಥದಲ್ಲೂ ಉಪಯೋಗಿಸಲಾಗಿರಬಹುದು.</p> <p>14. ದೇವನು ವಿಶ್ವಸಿಂಹಾಸನದಲ್ಲಿ ವಿರಾಜಮಾನನಾಗುವ ಬಗೆ ಹೇಗೆ ಎಂದು ವಿವರವಾಗಿ ತಿಳಿದು ಕೊಳ್ಳಲು ನಮಗೆ ಸಾಧ್ಯವಿಲ್ಲ. ಇದು 'ಮುತಶಾಬಿ ಹಾತ್' (ಅರ್ಥವಿವರಣೆಯಲ್ಲಿ ಅಸ್ಪಷ್ಟತೆಗೆ ಆಸ್ಪದವಿರುವಂತಹ ಸೂಕ್ತ)ಗಳಲ್ಲಾಗಿದೆ. ಅದಕ್ಕೆ ನಿರ್ದಿಷ್ಟ ಅರ್ಥವನ್ನು ಗೊತ್ತುಪಡಿಸುವಂತಿಲ್ಲ.</p> <p>15. ಅರ್ಥಾತ್- ದೇವನೇ ಈ ನಿಸರ್ಗವನ್ನು ಸೃಷ್ಟಿಸಿದ್ದಾನೆ. ಅವನೇ ಇದರ ಆಜ್ಞಾಧಿಕಾರಿಯಾಗಿದ್ದಾನೆ. ತನ್ನ ಸೃಷ್ಟಿಯನ್ನು ಅವನು ಇತರರ ಅಧೀನಕ್ಕೆ ಕೊಟ್ಟು ಬಿಟ್ಟಿಲ್ಲ. ಅಂತೆಯೇ ತನ್ನ ಯಾವುದೇ ಸೃಷ್ಟಿಗಳೂ ಸ್ವಚ್ಛಂದವಾಗಿ ಮನಬಂದಂತೆ ವರ್ತಿಸಲು ಅಧಿಕಾರ ನೀಡಿಲ್ಲ.</p> <p>16. ಅಲ್ಲಾಹನು ಮಹಾ ಸಮೃದ್ಧನಾಗಿದ್ದಾನೆಂದರೆ ಅವನ ಗುಣವಿಶೇಷತೆ ಮತ್ತು ಒಳಿತುಗಳು ನಿಸ್ಸೀಮವಾಗಿವೆ. ಅವನಿಂದ ಲೆಕ್ಕಮಿತಿ ಇಲ್ಲದಷ್ಟು ಒಳಿತುಗಳು ಹರಡುತ್ತಿವೆ.</p> <p>17. ಅರ್ಥಾತ್-ನೂರಾರು, ಸಾವಿರಾರು ವರ್ಷಗಳ ಅವಧಿಯಲ್ಲಿ ಅಲ್ಲಾಹನ ಪ್ರವಾದಿಗಳು ಮತ್ತು ಮಾನವಕುಲದ ಸುಧಾರಕರ ಪ್ರಯತ್ನಗಳಿಂದ ಮನುಷ್ಯನ ಚಾರಿತ್ರ್ಯ ಮತ್ತು ನಾಗರಿಕತೆಯಲ್ಲಿ ಆಗಿರುವ ಸುಧಾರಣೆಯನ್ನು ತಮ್ಮ ದುಷ್ಟತ್ವಗಳ ಮೂಲಕ ಹಾಳುಗಡಹದಿರಿ.</p>	

ಅಲ್ಲಾಹನನ್ನೇ ಕೂಗಿ ಪ್ರಾರ್ಥಿಸಿರಿ. ನಿಶ್ಚಯವಾಗಿಯೂ ಅಲ್ಲಾಹನ ಕೃಪೆಯು ಸಜ್ಜನರ ಸಮೀಪದಲ್ಲಿದೆ.

قَرِيبٌ مِنَ الْمُحْسِنِينَ ﴿٥٨﴾

57. ತನ್ನ ಕೃಪೆಗೆ ಮುಂದಾಗಿ ಸುವಾರ್ತೆಯೊಂದಿಗೆ ಮಾರುತಗಳನ್ನು ಕಳುಹಿಸುವವನು ಅಲ್ಲಾಹನೇ ಆಗಿರುತ್ತಾನೆ. ಅನಂತರ ಅವು ನೀರನ್ನು ಹೊತ್ತು ಮೋಡಗಳನ್ನೆತ್ತಿಕೊಂಡಾಗ ಅವುಗಳಿಗೆ ಯಾವುದಾದರೊಂದು ನಿರ್ಜೀವ ಭೂಭಾಗದ ಕಡೆಗೆ ಚಲನೆ ಕೊಡುತ್ತಾನೆ ಮತ್ತು ಮಳೆಗರೆದು ಆ ನಿರ್ಜೀವ ಭೂಭಾಗದಿಂದ ತರತರದ ಫಲಗಳನ್ನು ಹೊರ ತರುತ್ತಾನೆ. ನೋಡಿರಿ ಹೀಗೆಯೇ ನಾವು ಮೃತರನ್ನು ಮರಣಾವಸ್ಥೆಯಿಂದ ಹೊರ ತರುತ್ತೇವೆ. ಇದು ನೀವು ಈ ಪ್ರತ್ಯಕ್ಷ ದರ್ಶನದಿಂದ ಪಾರ ಕಲಿಯುವಿರೆಂಬ ನಿರೀಕ್ಷೆಯಿಂದಾಗಿರುತ್ತದೆ.

وَهُوَ الَّذِي يُرْسِلُ الرِّيحَ بُشْرًا بَيْنَ يَدَيْ رَحْمَتِهِ حَتَّىٰ إِذَا أَقَلَّتْ سَحَابًا نَّفَاٰ سُقْنَاهُ لِبَلَدٍ مَّيِّتٍ فَانزَلْنَا بِهِ الْمَاءَ فَآخَرَجْنَا بِهِ مِنْ كُلِّ الثَّمَرَاتِ كَذَٰلِكَ نُخْرِجُ الْمَوْتَىٰ لَعَلَّكُمْ تَذَكَّرُونَ ﴿٥٧﴾

58. ಉತ್ತಮ ನೆಲವು ತನ್ನ ಪ್ರಭುವಿನ ಆಜ್ಞೆಯಿಂದ ವಿಪುಲವಾಗಿ ಬೆಳೆ ತರುತ್ತದೆ. ಕೆಟ್ಟ ನೆಲದಿಂದ ಕೆಟ್ಟ ಬೆಳೆಯ ವಿನಾ ಇನ್ನೇನೂ ಹೊರ ಬರುವುದಿಲ್ಲ. ಇದೇ ರೀತಿಯಲ್ಲಿ ಕೃತಜ್ಞರಾಗುವವರಿಗೆ ನಾವು ಪದೇ ಪದೇ ನಮ್ಮ ದೃಷ್ಟಾಂತಗಳನ್ನು ಮುಂದಿಡುತ್ತೇವೆ.

وَالْبَلَدُ الطَّيِّبُ يَخْرِجُ نَبَاتًا يُرَادُّ رَحِيۡمًا وَالَّذِيۡ خَبُثَ لَا يَخْرِجُ اِلَّا كِدۡۡا كَذَٰلِكَ نَصِّرُۢمُ الْاٰیٰتِ لِقَوْمٍ يَشْكُرُوۡنَ ﴿٥٨﴾

59. ನಾವು ನೂಹರನ್ನು ಅವರ ಜನಾಂಗದ ಕಡೆಗೆ ಕಳುಹಿಸಿದೆವು.¹⁸ ಅವರು ಹೇಳಿದರು, "ಓ ನನ್ನ ಜನಾಂಗ ಬಾಂಧವರೇ, ಅಲ್ಲಾಹನ ದಾಸ್ಯ-ಆರಾಧನೆ ಮಾಡಿರಿ. ಅವನ ಹೊರತು ನಿಮ್ಮ ಆರಾಧ್ಯನಾರೂ ಇಲ್ಲ. ನಾನು ನಿಮ್ಮ ಬಗ್ಗೆ ಒಂದು ಭಯಾನಕ ದಿನದ ಯಾತನೆ ಯಿಂದ ಭಯಪಡುತ್ತೇನೆ."

لَقَدْ اٰرۡسَلۡنَا نُوۡحًا اِلَىٰ قَوۡمِهٖ فَقَالَ لِقَوۡمِ اٰعۡبُدُوۡا اللّٰهَ مَا لَكُمۡ مِّنۡ اِلٰهٍ غَیۡرُهٗ اِنۡنِیۡۤ اَخَافُ عَلَیۡكُمۡ عَدَاۤءَ اَبۡیۡوٰمٍ عَظِیۡمٍ ﴿٥٩﴾

60. ಅವರ ಜನಾಂಗದ ಮುಂದಾಳುಗಳು ಹೇಳಿದರು: "ನಮಗಂತು ನೀವು ಸುವ್ಯಕ್ತ ಪಥಭ್ರಷ್ಟತೆಯಲ್ಲಿ ಸಿಲುಕಿರುವುದು ಕಂಡು ಬರುತ್ತದೆ."

قَالَ الْمَلَاۤءُ مِنْ قَوۡمِهٖ اِنَّا لَنَرٰكَ فِیۡ ضَلٰلٍ مُّبِیۡنٍ ﴿٦٠﴾

61. ನೂಹರು ಹೇಳಿದರು- "ಓ ನನ್ನ ಜನಾಂಗ ಬಾಂಧವರೇ, ನಾನು ಯಾವುದೇ ಪಥಭ್ರಷ್ಟತೆಯಲ್ಲಿ ಸಿಲುಕಿರುವುದಿಲ್ಲ. ನಿಜವಾಗಿ ನಾನು ಸರ್ವಲೋಕ ಪಾಲಕನ ಸಂದೇಶವಾಹಕನಾಗಿರುತ್ತೇನೆ."

قَالَ یٰۤقَوْمِ لَیۡسَ بِیۡ ضَلٰلَۃٍ وَّلٰكِنۡنِیۡ رَّسُوۡلٌ مِّنۡ سَرِّبِ الْعٰلَمِیۡنَ ﴿٦١﴾

62. ನಿಮಗೆ ನನ್ನ ಪ್ರಭುವಿನ ಸಂದೇಶಗಳನ್ನು ತಲಪಿಸುತ್ತೇನೆ. ನಾನು ನಿಮ್ಮ ಹಿತಚಿಂತಕನಾಗಿರುತ್ತೇನೆ. ನಿಮಗೆ ತಿಳಿಯದಿರುವುದು ಅಲ್ಲಾಹನ ಕಡೆಯಿಂದ ನನಗೆ ತಿಳಿದಿದೆ.

اُبَلِّغُكُمۡ رَسٰلَتِ رَبِّیۡ وَاَنْصَحُ لَكُمۡ وَاَعَلَمۡ مِنَ اللّٰهِ مَا لَا تَعَلَمُوۡنَ ﴿٦٢﴾

18. ಇಂದು 'ಇರಾಕ್' ಎಂದು ಕರೆಯಲಾಗುವ ಪ್ರದೇಶದಲ್ಲಿ ಹ.ನೂಹರ(ಅ) ಜನಾಂಗ ವಾಸಿಸುತ್ತಿತ್ತು.

63. ನಿಮಗೆ ಎಚ್ಚರಿಕೆ ನೀಡಿ ನೀವು ದುರ್ನೀತಿಯಿಂದ ರಕ್ಷಿಸಲ್ಪಡುವಂತೆ ಮತ್ತು ನಿಮ್ಮ ಮೇಲೆ ದಯೆ ತೋರಲ್ಪಡುವಂತೆ ನಿಮ್ಮ ಬಳಿಗೆ ನಿಮ್ಮ ಸ್ವಂತ ಜನಾಂಗದ ಓರ್ವ ವ್ಯಕ್ತಿಯ ಮೂಲಕ ನಿಮ್ಮ ಪ್ರಭುವಿನ ಉದ್ದೋಧ ಬಂದುದರ ಬಗ್ಗೆ ನಿಮಗೆ ಆಶ್ಚರ್ಯವಾಗುತ್ತಿದೆಯೇ?"

أَوْعَجِبْتُمْ أَنْ جَاءَكُمْ ذِكْرٌ مِنْ رَبِّكُمْ
عَلَى رَجُلٍ مِّنْكُمْ لِيُنذِرَكُمْ وَلِتَتَّقُوا
وَلَعَلَّكُمْ تُرْحَمُونَ ﴿٦٣﴾

64. ಆದರೆ ಅವರು ಇವರನ್ನು ಸುಳ್ಳಾಗಿಸಿ ಬಿಟ್ಟರು. ಕೊನೆಗೆ ನಾವು ಇವರನ್ನು ಹಾಗೂ ಇವರ ಸಂಗಡಿಗರನ್ನು ಒಂದು ನಾವೆಯಲ್ಲಿ ರಕ್ಷಿಸಿದೆವು ಮತ್ತು ನಮ್ಮ ವಚನಗಳನ್ನು ಸುಳ್ಳಾಗಿಸಿದ್ದವರನ್ನು ಮುಳುಗಿಸಿಬಿಟ್ಟೆವು. ವಾಸ್ತವದಲ್ಲಿ ಅವರು ಕುರುಡ ಜನಾಂಗವಾಗಿದ್ದರು.

فَكَذَّبُوهُ فَأَنْجَيْنَاهُ وَالَّذِينَ مَعَهُ فِي
الْفُلِ وَأَغْرَقْنَا الَّذِينَ كَذَّبُوا بِآيَاتِنَا
إِنَّهُمْ كَانُوا قَوْمًا عَمِينَ ﴿٦٤﴾

65. ನಾವು 'ಆದ್'ರ (ಜನಾಂಗದವರ) ಕಡೆಗೆ ಅವರ ಸಹೋದರ 'ಹೂದ'ರನ್ನು ಕಳುಹಿಸಿದೆವು.¹⁹ ಅವರು ಹೇಳಿದರು; "ಓ ನನ್ನ ಜನಾಂಗ ಬಾಂಧವರೇ, ಅಲ್ಲಾಹನ ದಾಸ್ಯ-ಆರಾಧನೆ ಮಾಡಿರಿ. ಅವನ ಹೊರತು ನಿಮ್ಮ ಆರಾಧ್ಯನಾರೂ ಇಲ್ಲ. ನೀವು ದೇವಭಯವಿರಿಸಿ ಕೊಳ್ಳುವುದಿಲ್ಲವೇ?"

وَإِلَى عَادٍ أَخَاهُمْ هُودًا قَالَ يُقَوْمِ اعْبُدُوا
اللَّهَ مَا لَكُمْ مِنْ آلِهَةٍ غَيْرُهُ أَفَلَا تَتَّقُونَ ﴿٦٥﴾

66. ಅವರ ಜನಾಂಗದ ಸತ್ಯನಿಷೇಧಿ ಮುಂದಾಳುಗಳು, "ನಾವು ನಿನ್ನನ್ನು ಬುದ್ಧಿಹೀನತೆಯಲ್ಲಿ ಕಾಣುತ್ತೇವೆ. ನೀನು ಸುಳ್ಳುಗಾರನೆಂದು ನಾವು ಭಾವಿಸುತ್ತೇವೆ" ಎಂದು ಉತ್ತರಿಸಿದರು.

قَالَ الْمَلَأُ الَّذِينَ كَفَرُوا مِنْ قَوْمِهِ إِنَّا
لَنَرُوكَ فِي سَفَاهَةٍ وَإِنَّا لَنَظُنُّكَ
مِنَ الْكَاذِبِينَ ﴿٦٦﴾

67. ಅವರು ಹೇಳಿದರು; "ಓ ನನ್ನ ಜನಾಂಗ ಬಾಂಧವರೇ, ನನ್ನಲ್ಲಿ ಬುದ್ಧಿಶೂನ್ಯತೆ ಇಲ್ಲ. ನಿಜವಾಗಿ ನಾನು ಸರ್ವಲೋಕಪಾಲಕನ ಸಂದೇಶವಾಹಕನಾಗಿರುತ್ತೇನೆ.

قَالَ يُقَوْمِ لَيْسَ بِي سَفَاهَةٌ وَلَكِنِّي
رَسُولٌ مِّنْ رَبِّ الْعَالَمِينَ ﴿٦٧﴾

68. ನಿಮಗೆ ನನ್ನ ಪ್ರಭುವಿನ ಸಂದೇಶಗಳನ್ನು ತಲಪಿಸುತ್ತೇನೆ ಮತ್ತು ನೀವು ಭರವಸೆಯಿಟ್ಟು ಕೊಳ್ಳಬಹುದಾದಂತಹ ಹಿತೈಷಿಯಾಗಿರುತ್ತೇನೆ.

أُبَلِّغُكُمْ رِسَالَاتِ رَبِّي وَأَنَا لَكُمْ
نَاصِحٌ أَمِينٌ ﴿٦٨﴾

69. ನಿಮಗೆ ಎಚ್ಚರಿಕೆ ನೀಡಲಿಕ್ಕಾಗಿ ನಿಮ್ಮ ಸ್ವಂತ ಜನಾಂಗದವನ ಮೂಲಕ ನಿಮ್ಮ ಪ್ರಭುವಿನ ಉದ್ದೋಧ ಬಂದುದಕ್ಕಾಗಿ ನಿಮಗೆ

أَوْعَجِبْتُمْ أَنْ جَاءَكُمْ ذِكْرٌ مِنْ رَبِّكُمْ
عَلَى رَجُلٍ مِّنْكُمْ لِيُنذِرَكُمْ وَأَذْكُرُوا

19. ಆದ್ ಜನಾಂಗದ ನೈಜ ವಾಸಸ್ಥಳ 'ಅಹ್‌ಕಾಫ್' ಆಗಿತ್ತು. ಅದು ಹಿಜಾರ್, ಯಮನ್ ಮತ್ತು ಯಮಾಮದ ನಡುವೆ ಇತ್ತು. ಅಲ್ಲಿಂದಲೇ ಅವರು ಯಮನ್‌ನ ಪಶ್ಚಿಮ ತೀರ ಪ್ರದೇಶಗಳು, ಒಮಾನ್, ಹರೈಮ್‌ತಾಳೆಗಳಿಂದ ಇರಾಕಿನ ತನಕ ತಮ್ಮ ಪ್ರಾಬಲ್ಯವನ್ನು ಸ್ಥಾಪಿಸಿದ್ದರು.

<p>ಆಶ್ಚರ್ಯವಾಯಿತೇ? ನಿಮ್ಮ ಪ್ರಭು ನೂಹರ ಜನಾಂಗದ ತರುವಾಯ ನಿಮ್ಮನ್ನು ಅದರ ಉತ್ತರಾಧಿಕಾರಿಯನ್ನಾಗಿಯೂ ದೃಢಕಾರಿಯನ್ನಾಗಿಯೂ ಮಾಡಿದನೆಂಬುದನ್ನು ಮರೆಯದಿರಿ. ಆದ್ದರಿಂದ ಅಲ್ಲಾಹನ ಮಹಿಮೆಯನ್ನು ಸ್ಮರಿಸಿರಿ.²⁰ ನೀವು ಯಶಸ್ವಿಗಳಾಗಬಹುದು."</p>	<p>إِذْ جَعَلَكُمْ خُلَفَاءَ مِنْ بَعْدِ قَوْمِ نُوحٍ وَإِذْ آدَمُ فِي الْخَلْقِ بَصِطَةً قَدْ كَرَّرَا الْآءِ اللَّهُ لَعَلَّكُمْ تَفْلِحُونَ ﴿٢٠﴾</p>
<p>70. ಅವರು ಹೇಳಿದರು: "ನಾವು ಏಕಮಾತ್ರ ಅಲ್ಲಾಹನನ್ನು ಆರಾಧಿಸಬೇಕು ಮತ್ತು ನಮ್ಮ ಪೂರ್ವಿಕರು ಆರಾಧಿಸುತ್ತಿದ್ದವರನ್ನು ಬಿಟ್ಟುಬಿಡಬೇಕೆಂದು ನೀನು ನಮ್ಮ ಬಳಿಗೆ ಬಂದಿರುವೆಯಾ? ನೀನು ಸತ್ಯವಾದಿಯಾಗಿದ್ದರೆ ನೀನು ನಮಗೆ ಬೆದರಿಕೆ ಹಾಕುತ್ತಿರುವ ಆ ಯಾತನೆಯನ್ನು ತಂದುಬಿಡು."</p>	<p>قَالُوا أَجِئْتَنَا لِنَعْبُدَ اللَّهَ وَحْدَهُ وَنَذَرَ مَا كَانَ يَعْبُدُ آبَاؤُنَا فَأْتِنَا بِمَا تَعِدُنَا إِنْ كُنْتَ مِنَ الصّٰدِقِيْنَ ﴿٧٠﴾</p>
<p>71. ಅವರು ಹೇಳಿದರು: "ನಿಮ್ಮ ಮೇಲೆ ನಿಮ್ಮ ಪ್ರಭುವಿನ ಶಾಪ ಬಿದ್ದಿತು ಮತ್ತು ಅವನ ಕ್ರೋಧವೆರಗಿತು. ಅಲ್ಲಾಹನು ಯಾವ ಆಧಾರ ಪ್ರಮಾಣಗಳನ್ನೂ ಇಳಿಸದಿರುವ, ನೀವು ಮತ್ತು ನಿಮ್ಮ ಪೂರ್ವಿಕರು ಇಟ್ಟುಕೊಂಡಂತಹ ಹೆಸರುಗಳ ಬಗ್ಗೆ ನೀವು ನನ್ನೊಂದಿಗೆ ಜಗಳವಾಡುತ್ತೀರಾ?²¹ ನೀವೂ ಕಾದುಕೊಂಡಿರಿ, ನಾನೂ ನಿಮ್ಮೊಂದಿಗೆ ಕಾದಿರುತ್ತೇನೆ."</p>	<p>قَالَ قَدْ وَقَعَ عَلَيْكُمْ مِنْ رَبِّكُمْ رِجْسٌ وَغَضَبٌ أَنْ كَانُوا يَنْبِئُونَ فِي أَسْمَاءٍ سَمَّيْتُمُوهَا أَنْتُمْ وَأَبَاؤُكُمْ مَا نَزَّلَ اللَّهُ بِهَا مِنْ سُلْطٰنٍ فَاتَنْظُرُوا إِلَيَّ مَعَكُمْ مِنَ الْمُنْتَظَرِيْنَ ﴿٧١﴾</p>
<p>72. ಕೊನೆಗೆ ನಾವು ನಮ್ಮ ಕೃಪೆಯಿಂದ ಹೂದ್ ಮತ್ತು ಅವರ ಸಂಗಡಿಗರನ್ನು ರಕ್ಷಿಸಿದವು ಮತ್ತು ನಮ್ಮ ನಿದರ್ಶನಗಳನ್ನು ಸುಳ್ಳಾಗಿಸಿದವರ ಬೇರನ್ನೇ ಕಡಿದುಬಿಟ್ಟೆವು. ಅವರು ವಿಶ್ವಾಸ ವಿರಿಸುವವರಾಗಿರಲಿಲ್ಲ.</p>	<p>فَأَنْجَيْنَاهُ وَالَّذِينَ مَعَهُ بِرَحْمَةٍ مِنَّا وَقَطَعْنَا دَابِرَ الَّذِينَ كَفَرُوا بآيَاتِنَا وَمَا كَانُوا مُؤْمِنِيْنَ ﴿٧٢﴾</p>
<p>73. 'ಸಮೂದ್' (ಜನಾಂಗದವರ) ಕಡೆಗೆ ನಾವು ಅವರ ಸಹೋದರ ಸಾಲಿಹರನ್ನು ಕಳುಹಿಸಿದೆವು.²² ಅವರು ಹೇಳಿದರು: "ಓ ನನ್ನ ಜನಾಂಗ ಬಾಂಧವರೇ, ಅಲ್ಲಾಹನ ದಾಸ್ಯ-ಆರಾಧನೆ ಮಾಡಿರಿ.</p>	<p>وَالِى تَمُودَ أَخَاهُمْ صَالِحًا قَالَ يَقَوْمِ اعْبُدُوا اللَّهَ مَا لَكُمْ مِنْ إِلٰهٍ غَيْرُهُ قَدْ</p>

20. ಮೂಲದಲ್ಲಿ 'ಅಲ್‌ರಾಫ್' ಎಂಬ ಪದ ಪ್ರಯೋಗವಾಗಿದೆ. ಅದರ ಅರ್ಥ ಅನುಗ್ರಹ, ಮಹಿಮೆ ಮತ್ತು ಉನ್ನತ ಗುಣಗಳು ಎಂದಾಗಿದೆ.
21. ಅರ್ಥಾತ್- ನೀವು ಕೆಲವರನ್ನು ಮಳೆಯ, ಗಾಳಿಯ, ಸಂಪತ್ತಿನ ಮತ್ತು ರೋಗರುಜಿನಗಳ ದೇವರೆಂದು ಕರೆಯುತ್ತೀರಿ. ವಾಸ್ತವದಲ್ಲಿ ಆ ಪೈಕಿ ಯಾರೂ ಯಾವುದರ ದೇವರೂ ಅಲ್ಲ. ಇದೆಲ್ಲವೂ ನೀವು ಅವರಿಗೆ ಕೊಟ್ಟಿರುವ ಹೆಸರುಗಳಾಗಿವೆ. ಅವುಗಳಿಗಾಗಿ ಜಗಳ ಮಾಡುವವರು ವಾಸ್ತವದಲ್ಲಿ ಕೆಲವು ಹೆಸರುಗಳಿಗಾಗಿ ಜಗಳಾಡುತ್ತಾರೆ. ಅವರು ಜಗಳಾಡುವುದು ಯಾವುದೇ ವಾಸ್ತವಿಕತೆಗಾಗಿ ಅಲ್ಲ.
22. ಸಮೂದ್ ಜನಾಂಗದ ವಾಸ್ತವ್ಯ ವಾಯುವ್ಯ ಅರೇಬಿಯಾದ 'ಅಲ್ ಹಿಜ್' ಎಂಬ ಪ್ರದೇಶವಾಗಿದೆ. ಈಗ ಮದೀನಾ ಮತ್ತು ತಬೂಕನ ನಡುವೆ ಒಂದು ಸ್ಥಳವಿದೆ. ಅದನ್ನು 'ಮದಾಯನ್ ಸಾಲಿಹ್' ಎಂದು ಕರೆಯುತ್ತಾರೆ. ಇದು ಸಮೂದ್ ಜನಾಂಗದ ರಾಜಧಾನಿ ಯಾಗಿತ್ತು. ಹಿಂದಿನ ಕಾಲದಲ್ಲಿ ಅದನ್ನು 'ಹಿಜ್' ಎಂದು ಕರೆಯಲಾಗುತ್ತಿತ್ತು. ಇಂದಿಗೂ ಸಮೂದ್ ಜನಾಂಗದವರು ಪರ್ವತಗಳನ್ನು ಕೊರೆದು ನಿರ್ಮಿಸಿದಂತಹ ಕೆಲವು ಕಟ್ಟಡಗಳು ಅಲ್ಲಿ ಅಸ್ತಿತ್ವದಲ್ಲಿವೆ.

ಅವನ ಹೊರತು ನಿಮ್ಮ ಆರಾಧ್ಯನಾರೂ ಇಲ್ಲ. ನಿಮ್ಮ ಬಳಿಗೆ ನಿಮ್ಮ ಪ್ರಭುವಿನ ಕಡೆಯಿಂದ ಸ್ಪಷ್ಟ ಪ್ರಮಾಣ ಬಂದಿರುತ್ತದೆ. ಅಲ್ಲಾಹನ ಈ ಹೆಣ್ಣೊಂಟಿಯು ನಿಮಗೊಂದು ದೃಷ್ಟಾಂತದ ರೂಪದಲ್ಲಿದೆ.²³ ಆದುದರಿಂದ ಅಲ್ಲಾಹನ ಭೂಮಿಯಲ್ಲಿ ಇದನ್ನು ಮೇಯಲು ಬಿಡಿರಿ. ದುರುದ್ದೇಶದಿಂದ ಇದನ್ನು ಮುಟ್ಟಬೇಡಿರಿ. ಅನ್ಯಥಾ ಒಂದು ವೇದನಾಯುಕ್ತ ಯಾತನೆ ನಿಮ್ಮನ್ನು ಆಕ್ರಮಿಸುವುದು.

جَاءَكُمْ بَيِّنَةٌ مِّن سِرِّكُمْ هَذِهِ نَائِقَةُ
اللَّهِ لَكُمْ آيَةٌ فَمَنْ ذَرَاهَا تَأْكُلْ فِي أَرْضِ
اللَّهِ وَلَا تَسْؤُهَا بِسُوءٍ فَيَأْخُذَكُمْ عَذَابُ الْعَذَابِ

74. ಅಲ್ಲಾಹನು 'ಆದ್' ಜನಾಂಗದ ತರುವಾಯ ನಿಮ್ಮನ್ನು ಅದರ ಉತ್ತರಾಧಿಕಾರಿಯನ್ನಾಗಿ ಮಾಡಿದ ಸಂದರ್ಭವನ್ನು ಸ್ಮರಿಸಿರಿ. ನೀವಿಂದು ಅದರ ಸಮತಟ್ಟಾದ ಬಯಲುಗಳಲ್ಲಿ ಭವ್ಯ ಭವನಗಳನ್ನು ಕಟ್ಟುವಂತೆಯೂ ಅದರ ಪರ್ವತಗಳನ್ನು ಕಟ್ಟಡಗಳ ರೂಪದಲ್ಲಿ ಕೊರೆಯುವಂತೆಯೂ ನಿಮಗೆ ಅವನು ಭೂಮಿಯ ಮೇಲೆ ಪ್ರತಿಷ್ಠೆ ದಯಪಾಲಿಸಿದನು. ಆದ್ದರಿಂದ ಅವನ ಮಹಿಮಾದ್ಭುತಗಳ ಬಗ್ಗೆ ಬೋಧನೋನ್ಮತ್ತರಾಗಬೇಡಿರಿ. ಭೂಮಿಯ ಮೇಲೆ ಕ್ಷೋಭೆ ಹರಡಬೇಡಿರಿ.

وَإِذْ كُنْتُمْ أَزْوَاجًا ثَلَاثًا إِذْ جَعَلْنَا خُلُفَاءً مِنكُمْ بَعْدَ عَادٍ
وَبَنِي إِدْرِيسَ إِذِ اسْتَسْقَمُوا لَكُمْ مِنَ الْأَرْضِ فَأَخَذْتُمُوهُمْ
فَصَوَّرُوا الْجِبَالَ حِجَابًا لِّبَنِي إِدْرِيسَ فَأَمَّا الْكُفْرَاءُ
الَّذِينَ كَفَرُوا فَلَمْ نَجْعَلْ لَهُم مِّنْ عَذَابٍ إِلَّا جَهَنَّمَ وَاللَّهُ
كَافٍ بِلِقَاءِ الْعِصْيَانِ يُكَذِّبُ

75. ಅವರ ಜನಾಂಗದ ದುರಹಂಕಾರಿ ನಾಯಕರು, ವಿಶ್ವಾಸವಿಟ್ಟಿದ್ದ ದುರ್ಬಲ ವರ್ಗದವರೊಡನೆ ಹೇಳಿದರು:- "ಸಾಲಿಹರು ತಮ್ಮ ಪ್ರಭುವಿನ ಸಂದೇಶವಾಹಕರೇ ಆಗಿರುತ್ತಾರೆಂದು ನಿಜಕ್ಕೂ ನೀವು ಅರಿತಿರುವಿರಾ?" ಅವರು ಉತ್ತರವಿತ್ತರು: "ನಿಶ್ಚಯವಾಗಿಯೂ ಅವರು ಯಾವ ಸಂದೇಶದೊಂದಿಗೆ ಕಳುಹಿಸಲ್ಪಟ್ಟಿರುತ್ತಾರೋ ಅದನ್ನು ನಾವು ನಂಬುತ್ತೇವೆ."

قَالَ الْمَلَأُ الَّذِينَ اسْتَكْبَرُوا مِن قَوْمِهِ
الَّذِينَ اسْتَضَعُوا لِمَنْ آمَنَ مِنْهُمْ
أَتَعْلَمُونَ أَنَّ صَالِحًا مُّرْسَلٌ مِّن رَّبِّهِ
قَالُوا إِنَّا بِمَا أُرْسِلَ بِهِ مُؤْمِنُونَ

76. (ಆಗ) ಆ ದುರಹಂಕಾರಿಗಳು: "ನಿಶ್ಚಯವಾಗಿಯೂ ನೀವು ಯಾವುದರ ಮೇಲೆ ವಿಶ್ವಾಸವಿಟ್ಟಿರುತ್ತೀರೋ ನಾವು ಅದರ ನಿಷೇಧಕರು" ಎಂದು ಹೇಳಿದರು.

قَالَ الَّذِينَ اسْتَكْبَرُوا إِنَّا بِالَّذِي
آمَنْتُمْ بِهِ كَافِرُونَ

77. ತರುವಾಯ ಅವರು ಆ ಹೆಣ್ಣೊಂಟಿಯನ್ನು ಕೊಂದು ಹಾಕಿದರು²⁴ ಮತ್ತು ಪ್ರಭುವಿನ ಆಜ್ಞೆಯನ್ನು ಸಂಪೂರ್ಣ ಧಿಕ್ಕರಿಸಿ ನಡೆದರು.

فَعَقَرُوا النَّاقَةَ وَعَتَوْا عَنْ أَمْرِ رَبِّهِمْ
وَقَالُوا يُضْلِحُ آبَتَنَا بِمَا تَعِدُنَا إِن كُنْتَ

23. ಈ ಘಟನೆಯ ವಿವರಗಳನ್ನು ಕುರ್ಆನಿನಲ್ಲಿ ವಿವಿಧೆಡೆ ಪ್ರಸ್ತಾಪಿಸಲಾಗಿದೆ. ಇದರಿಂದ ವ್ಯಕ್ತವಾಗುವುದೇನೆಂದರೆ ಹ. ಸಾಲಿಹ(ಅ) ಅಲ್ಲಾಹನಿಂದ ನೇಮಕಗೊಂಡವರೇ ಆಗಿದ್ದಾರೆ ಎಂದು ಸಾರುವಂತಹ ಸ್ಪಷ್ಟ ನಿದರ್ಶನವೊಂದನ್ನು ಸಮೂದ್ ಜನಾಂಗ ಅವರಿಂದ ಬಯಸಿತ್ತು. ಇದಕ್ಕುತ್ತರವಾಗಿ ಹ. ಸಾಲಿಹ(ಅ) ಹೆಣ್ಣು ಒಂಟಿಯನ್ನು ತೋರಿಸಿದರು.

24. ಒಂಟಿಯನ್ನು ಓರ್ವ ವ್ಯಕ್ತಿ ಕೊಂದಿದ್ದನು. ಇದನ್ನು 'ಅಲ್-ಕಮರಾ' ಮತ್ತು 'ಅಶ್ಮಮ್' ಅಧ್ಯಾಯದಲ್ಲಿ ಪ್ರಸ್ತಾಪಿಸಲಾಗಿದೆ. ಆದರೆ ಈ ಅಪರಾಧಕ್ಕೆ ಸಮಸ್ತ ಜನಾಂಗದ ಬೆಂಬಲವಿತ್ತು. ಕೊಂದವನು ತನ್ನ ಜನಾಂಗದ ಇಚ್ಛೆಯನ್ನು ಈಡೇರಿಸಿದ್ದನಷ್ಟೆ. ಆದ್ದರಿಂದ ಅದರ ಆರೋಪಕ್ಕೆ ಸಮಸ್ತ ಜನಾಂಗವನ್ನು ಗುರಿಪಡಿಸಲಾಯಿತು.

<p>'ಸಾಲಿಹ್'ರೊಂದಿಗೆ ಹೀಗೆಂದರು:- "ನೀವು ನಿಜಕ್ಕೂ ಸಂದೇಶ ವಾಹಕರಲ್ಲಾಗಿರುವಿರಾದರೆ, ನೀವು ನಮಗೆ ಬೆದರಿಕೆ ಹಾಕುತ್ತಿರುವ ಆ ಯಾತನೆಯನ್ನು ತನ್ನಿರಿ."</p>	<p>مِنَ الْمُرْسَلِينَ ﴿٧٧﴾</p>
<p>78. ಕೊನೆಗೆ ನಡುಗಿಸಿಬಿಡುವಂತಹ ವಿಪತ್ತೊಂದು ಅವರ ಮೇಲೆ ಬಂದೆರಿಗಿತು ಮತ್ತು ಅವರು ತಮ್ಮ ಮನೆಗಳಲ್ಲಿ ಅಧೋಮುಖಿ ರಾಗಿ ಬಿದ್ದಲ್ಲೇ ಬಿದ್ದುಬಿಟ್ಟರು.</p>	<p>فَاَخَذَ اللَّهُ الرِّجْفَ فَاصْبَحُوا فِي دَارِهِمْ جثِيمِينَ ﴿٧٨﴾</p>
<p>79. ಸಾಲಿಹರು: "ಓ ನನ್ನ ಜನಾಂಗ ಬಾಂಧವರೇ ನಾನು ನನ್ನ ಪ್ರಭುವಿನ ಸಂದೇಶವನ್ನು ನಿಮಗೆ ತಲಪಿಸಿ ಬಿಟ್ಟೆ. ನಾನು ನಿಮಗೆ ತುಂಬಾ ಹಿತೋಪದೇಶ ನೀಡಿದೆ. ಆದರೆ, ನೀವು ನಿಮ್ಮ ಹಿತಚಿಂತಕನನ್ನು ಮೆಚ್ಚದೆ ಹೋದರೆ ನಾನೇನು ಮಾಡಲಿ!" ಎನ್ನುತ್ತ ಅವರ ನಾಡುಗಳಿಂದ ಹೊರಟು ಹೋಗಿ ಬಿಟ್ಟರು.</p>	<p>فَتَوَلَّى عَنْهُمْ وَقَالَ يٰ قَوْمِ لَقَدْ ابْلَغْتُمْكُمْ رِسَالَةَ رَبِّي وَنَصَحْتُ لَكُمْ وَلٰكِنْ لَا تُحِبُّونَ النَّصِيحِينَ ﴿٧٩﴾</p>
<p>80. ಅನಂತರ ನಾವು 'ಲೂತ್'ರನ್ನು ಸಂದೇಶವಾಹಕರನ್ನಾಗಿ ಮಾಡಿ ಕಳುಹಿಸಿದೆವು. ಅವರು ತಮ್ಮ ಜನಾಂಗದವರನ್ನು ದ್ವೇಷಿಸಿ ಹೇಳಿದ ಸಂದರ್ಭವನ್ನು ಸ್ಮರಿಸಿರಿ.²⁵ 'ನೀವು ನಿಮಗಿಂತ ಮುಂಚೆ ಜಗತ್ತಿನಲ್ಲಿ ಇನ್ನಾರೂ ಮಾಡದಿರುವಂಥ ಅಶ್ವೀಲಕಾರ್ಯವನ್ನೆಸಗುವ ಲಜ್ಜಾಹೀನರಾಗಿಬಿಟ್ಟಿರಾ?</p>	<p>وَلَوْ طَآءُ اِذْ قَالَ لِقَوْمِهِ اٰتٰتُونِ الْفٰحِشَةَ مَا سَبَقَكُمْ بِهَا مِنْ اٰحَدٍ مِّنَ الْعٰلَمِيْنَ ﴿٨٠﴾</p>
<p>81. ನೀವು ಸ್ತ್ರೀಯರನ್ನು ಬಿಟ್ಟು ಪುರುಷರೊಂದಿಗೆ ನಿಮ್ಮ ಕಾಮಾಭಿ ಲಾಷೆಯನ್ನು ನೀಗಿಸಿಕೊಳ್ಳುತ್ತೀರಾ? ವಾಸ್ತವದಲ್ಲಿ ನೀವು ಸ್ವಪ್ನವಾಗಿ ಹದಮೀರುವವರಾಗಿರುತ್ತೀರಿ."</p>	<p>اٰتٰكُمْ لَتَأْتُوْنَ الرِّجَالَ شَهْوَةً مِّنْ دُوْنِ النِّسَاءِ ۗ بَلْ اَنْتُمْ قَوْمٌ مُّسْرِفُوْنَ ﴿٨١﴾</p>
<p>82. ಆದರೆ, ಆ ಜನಾಂಗದ ಉತ್ತರ, "ಇವರನ್ನು ನಮ್ಮ ನಾಡಿನಿಂದ ಹೊರಕ್ಕೆ ದಬ್ಬಿರಿ. ಭಾರೀ ಪರಿಶುದ್ಧರಾಗುತ್ತಾರಿವರು!" ಎಂಬುದರ ವಿನಾ ಇನ್ನೇನೂ ಇರಲಿಲ್ಲ.</p>	<p>وَمَا كَانَ اٰخِرُ جَوْابِ قَوْمِهِ اِلَّا اَنْ قَالُوْا اٰخِرُ جَوْهْمُ مِّنْ قَرِيْبِكُمْ اِنَّ اِنْسَآءَآءَ تَبْتَهِرُوْنَ ﴿٨٢﴾</p>
<p>83. ಕೊನೆಗೆ ನಾವು ಲೂತ್‌ರನ್ನೂ ಅವರ ಮನೆಯವರನ್ನೂ- ಹಿಂದೆ ಉಳಿದುಬಿಟ್ಟ ಅವರ ಪತ್ನಿಯ ಹೊರತು- ರಕ್ಷಿಸಿ ಒಯ್ದೆವು.</p>	<p>فَاَنْجَيْنٰهُ وَاَهْلَهُ اِلَّا امْرَاَتَهُ ۗ كَانَتْ مِنَ الْغٰثِرِيْنَ ﴿٨٣﴾</p>
<p>84. ಮತ್ತು ಆ ಜನಾಂಗದ ಮೇಲೆ ನಾವೊಂದು ಮಳೆಗರೆದೆವು.²⁶ ಅನಂತರ ಆ ಅಪರಾಧಿಗಳ ಪಾಡೇನಾಯಿತೆಂದು ನೋಡಿರಿ.</p>	<p>وَاَمْطَرْنَا عَلَيْهِمْ مَطَرًا ۗ فَانظُرْ كَيْفَ كَانَ عٰقِبَةُ الْمُجْرِمِيْنَ ﴿٨٤﴾</p>
<p>25. ಹ. ಲೂತ್(ಅ) ಅವರು ಹ. ಇಬ್‌ರಾಹೀಮ್(ಅ) ಸೋದರ ಪುತ್ರರಾಗಿದ್ದರು. ಇಂದು ಶಾಂತ ಸಾಗರವಿರುವ ಪ್ರದೇಶದಲ್ಲಿ ವಾಸಿಸುತ್ತಿದ್ದ ಜನಾಂಗಕ್ಕೆ ಅವರನ್ನು ಪ್ರವಾದಿಯಾಗಿ ಕಳುಹಿಸಲಾಗಿತ್ತು.</p> <p>26. ಮಳೆಯೆಂದರೆ ಇಲ್ಲಿ ನೀರಿನ ಮಳೆ ಎಂದು ಅರ್ಥವಲ್ಲ. ಬದಲಾಗಿ ಕುರ್‌ಆನಿನ ಇತರ ಕಡೆಗಳಲ್ಲಿ ವಿವರಿಸಲಾಗಿರುವಂತೆ ಅದು ಕಲ್ಲಿನ ಮಳೆಯಾಗಿತ್ತು.</p>	

85. ಮದ್‌ಯನರ²⁷ ಕಡೆಗೆ ಅವರ ಸಹೋದರ 'ಶುಐಬ್'ರನ್ನು ಕಳುಹಿಸಿದವು. ಅವರು ಹೇಳಿದರು, "ಓ ನನ್ನ ಜನಾಂಗ ಬಾಂಧವರೇ, ಅಲ್ಲಾಹನ ದಾಸ್ಯ-ಆರಾಧನೆ ಮಾಡಿರಿ. ಅವನ ಹೊರತು ನಿಮ್ಮ ಆರಾಧ್ಯನಾರೂ ಇಲ್ಲ. ನಿಮ್ಮ ಬಳಿಗೆ ನಿಮ್ಮ ಪ್ರಭುವಿನ ಸುವ್ಯಕ್ತ ಮಾರ್ಗದರ್ಶನ ಬಂದಿರುತ್ತದೆ. ಆದುದರಿಂದ ಅಳತೆ ಮತ್ತು ತೂಕವನ್ನು ಸಂಪೂರ್ಣ ಗೊಳಿಸಿರಿ. ಜನರಿಗೆ ಅವರ ವಸ್ತುಗಳನ್ನು ಕಡಿತಗೊಳಿಸಿಕೊಡಬೇಡಿರಿ ಮತ್ತು ಭೂಮಿಯಲ್ಲಿ ಸುಧಾರಣೆಯಾದ ಬಳಿಕ ಕ್ಷೋಭೆಯನ್ನುಂಟು ಮಾಡಬೇಡಿರಿ. ನೀವು ನಿಜಕ್ಕೂ ವಿಶ್ವಾಸಿಗಳಾಗಿದ್ದರೆ ಇದರಲ್ಲಿ ನಿಮಗೆ ಒಳಿತಿದೆ.²⁸

وَالِى مَدْيَنَ أَخَاهُمْ شُعَيْبًا قَالَ يَقَوْمِ
اعْبُدُوا اللَّهَ مَا لَكُمْ مِنِّ إِلَهٍ غَيْرُهُ
قَدْ جَاءتْكُمْ بَيِّنَةٌ مِّن سَرِّكُمْ
فَاَوْفُوا الْكَيْلَ وَالْمِيزَانَ وَلَا تَبْخَسُوا
النَّاسَ أَشْيَاءَهُمْ وَلَا تُفْسِدُوا فِي الْأَرْضِ
بَعْدَ إِصْلَاحِهَا ذَلِكُمْ خَيْرٌ لَّكُمْ إِن
كُنْتُمْ مُؤْمِنِينَ ﴿٢٧﴾

86. ಜನರನ್ನು ಭಯಭೀತರನ್ನಾಗಿ ಮಾಡುತ್ತಲೂ ವಿಶ್ವಾಸವಿಡುವವರನ್ನು ಅಲ್ಲಾಹನ ಮಾರ್ಗದಿಂದ ತಡೆಯಲು ದ್ಯುಕ್ತರಾಗುತ್ತಲೂ ನೇರ ಮಾರ್ಗವನ್ನು ವಕ್ರಗೊಳಿಸುತ್ತಲೂ ಇರಲಿಕ್ಕಾಗಿ (ಜೀವನದ) ಎಲ್ಲ ಮಾರ್ಗಗಳಲ್ಲೂ ದರೋಡೆಗಾರರಾಗಿ ಕುಳಿತಿರಬೇಡಿರಿ. ನೀವು ಕಡಿಮೆ ಸಂಖ್ಯೆಯಲ್ಲಿದ್ದೀರಿ. ತರುವಾಯ ಅಲ್ಲಾಹನು ನಿಮ್ಮನ್ನು ಬಹುಸಂಖ್ಯೆಯವರನ್ನಾಗಿ ಮಾಡಿದನು. ಆ ಕಾಲವನ್ನು ಸ್ಮರಿಸಿರಿ. ಜಗತ್ತಿನಲ್ಲಿ ಗೊಂದಲಗಾರರ ಪರಿಣಾಮವೇನಾಯಿತೆಂಬುದನ್ನು ಚೆನ್ನಾಗಿ ಕಣ್ತೆರೆದು ನೋಡಿರಿ.

وَلَا تَعْتَدُوا وَإِكْرًا لِّصِرَاطٍ تُوعَدُونَ
وَتَصَدَّقُوا وَعَنِ سَبِيلِ اللَّهِ مَن أَمَنَ
بِهِ وَتَبِعُوا نَهْجَهَا عَوجًا ۖ وَإِذْ كُنْتُمْ
قَلِيلًا فَكَفَّرْكُمْ ۖ وَأَنْظَرُوا كَيْفَ كَانَ
عَاقِبَةُ الْمُفْسِدِينَ ﴿٢٨﴾

87. ಯಾವ ಶಿಕ್ಷಣದೊಂದಿಗೆ ನಾನು ಕಳುಹಿಸಲ್ಪಟ್ಟಿರುತ್ತೇನೋ ಅದರ ಮೇಲೆ ನಿಮ್ಮ ಪೈಕಿ ಒಂದು ಪಂಗಡವು ವಿಶ್ವಾಸವಿಡುತ್ತಲೂ ಇನ್ನೊಂದು (ಪಂಗಡವು) ವಿಶ್ವಾಸವಿಡದೆಯೂ ಇದ್ದರೆ ಅಲ್ಲಾಹನು ನಮ್ಮ ನಡುವೆ ಒಂದು ತೀರ್ಮಾನ ಮಾಡುವವರೆಗೂ ಸಹನೆಯೊಂದಿಗೆ ಕಾದು ಕೊಂಡಿರಿ ಮತ್ತು ಅವನೇ ಎಲ್ಲರಿಗಿಂತಲೂ ಉತ್ತಮ ತೀರ್ಮಾನ ಮಾಡುವವನಾಗಿರುತ್ತಾನೆ.

وَإِنْ كَانَ طَائِفَةٌ مِّنكُمْ آمَنُوا بِالَّذِي
أُرْسِلَتْ بِهِ وَطَائِفَةٌ لَّمْ يُؤْمِنُوا فَاصْبِرُوا
حَتَّىٰ يَحْكُمَ اللَّهُ بَيْنَنَا ۖ وَهُوَ خَيْرُ الْحَاكِمِينَ ﴿٢٩﴾

27. ಮದ್‌ಯನಿನ ನಿಜವಾದ ಭೂಭಾಗವು ಹಿಜಾಝ್‌ನ ವಾಯುವ್ಯ ಮತ್ತು ಫೆಲೆಸ್ಟೀನಿನ ದಕ್ಷಿಣದಲ್ಲಿ ಕೆಂಪು ಸಮುದ್ರ ಮತ್ತು ಅಕಬಾ ಕೊಲ್ಲಿಯ ದಡದಲ್ಲಿದ್ದು, ಅಲ್ಲದೆ ಸೀನಾಯಿ ಪರ್ಯಾಯ ದ್ವೀಪದ ಪೂರ್ವ ಕರಾವಳಿಯಲ್ಲೂ ಅದರ ಕೆಲವು ಪ್ರದೇಶ ಹರಡಿಕೊಂಡಿತ್ತು. ಅವರು ದೊಡ್ಡ ವ್ಯಾಪಾರಿ ಜನಾಂಗವಾಗಿದ್ದರು. ಪುರಾತನ ಕಾಲದಲ್ಲಿ ಕೆಂಪು ಸಮುದ್ರದ ಕರಾವಳಿಯಲ್ಲಿ ಯಮನ್‌ನಿಂದ ಮಕ್ಕಾ ಮತ್ತು ಯಂಬೂಲ್‌ಗಳ ಮೂಲಕ ಸಿರಿಯಾದೆಡೆಗೆ ಹೋಗುವ ಹೆದ್ದಾರಿಯಿತ್ತು. ಇನ್ನೊಂದು ವ್ಯಾಪಾರಿ ಹೆದ್ದಾರಿ ಇರಾಕ್‌ನಿಂದ ಈಜಿಪ್ಟ್‌ನ ಕಡೆಗೆ ಹೋಗುತ್ತಿತ್ತು. ಇವೆರಡು ಹೆದ್ದಾರಿಗಳು ಕೂಡುವ ಸ್ಥಳದಲ್ಲೇ ಈ ಜನಾಂಗದ ನಾಡುಗಳಿದ್ದವು.

28. ಅವರು ತಾವು ಸತ್ಯವಿಶ್ವಾಸಿಗಳೆಂದು ವಾದಿಸಿಕೊಳ್ಳುತ್ತಿದ್ದರು ಎಂದು ಇದರಿಂದ ವ್ಯಕ್ತವಾಗುತ್ತದೆ.

88. *ತಮ್ಮ ಹಿರಿಮೆಯ ಅಹಂಕಾರದಲ್ಲಿ ಸಿಲುಕಿದ್ದ ಅವರ ಜನಾಂಗದ ಮುಂದಾಳುಗಳು ಅವರೊಡನೆ (ಹೀಗೆ) ಹೇಳಿದರು, "ಓ ಶುಬಬ್, ನಾವು ನಿಮ್ಮನ್ನೂ ನಿಮ್ಮೊಂದಿಗೆ ವಿಶ್ವಾಸವಿಟ್ಟವರನ್ನೂ ನಮ್ಮ ನಾಡಿನಿಂದ ಹೊರಕ್ಕೆಟ್ಟುವೆವು. ಅನ್ಯಥಾ ನೀವು ನಮ್ಮ ಒಕ್ಕೂಟಕ್ಕೆ ಮರಳಿ ಬರಬೇಕಾದೀತು." (ಆಗ) ಶುಬಬರು (ಹೀಗೆ) ಉತ್ತರ ಕೊಟ್ಟರು- "ನಾವು ಒಪ್ಪದಿದ್ದರೂ ನಮ್ಮನ್ನು ಬಲಾತ್ಕಾರವಾಗಿ ತಿರುಗಿಸಲಾಗುವುದೇ?"

قَالَ الْمَلَأُ الَّذِينَ اسْتَكْبَرُوا مِنْ قَوْمِهِ
لَنُخْرِجَنَّكَ بِشَعِيبٍ وَ الَّذِينَ آمَنُوا مَعَكَ
مَنْ قَرَيْتَنَا أَوْ لَتَعُوذُنَّ فِي مِلَّتِنَا قَالَ
أَوْ كُفَّةً كَرِهِينَ ٨٨

89. ಅಲ್ಲಾಹನು ನಮ್ಮನ್ನು ನಿಮ್ಮ ಒಕ್ಕೂಟದಿಂದ ವಿಮೋಚನೆಗೊಳಿಸಿರುವಾಗ ನಾವು ಅದಕ್ಕೆ ಮರಳಿ ಬಂದರೆ ನಾವು ಅಲ್ಲಾಹನ ಮೇಲೆ ಸುಳ್ಳನ್ನು ಸೃಷ್ಟಿಸುವವರಾಗುವೆವು. ನಮ್ಮ ಪ್ರಭು ಅಲ್ಲಾಹನೇ ಆ ರೀತಿ ಇಚ್ಛಿಸುವ ವಿನಾ ನಮಗೆ ಅದರ ಕಡೆಗೆ ಮರಳಲು ಖಂಡಿತ ಸಾಧ್ಯವಾಗದು. ನಮ್ಮ ಪ್ರಭುವಿನ ಜ್ಞಾನವು ಸಕಲ ವಸ್ತುಗಳನ್ನಾವರಿಸಿಕೊಂಡಿದೆ. ನಾವು ಅವನ ಮೇಲೆಯೇ ಭರವಸೆಯನ್ನಿರಿಸಿದೆವು. ಓ ನಮ್ಮ ಪ್ರಭೂ, ನಮ್ಮ ಮತ್ತು ನಮ್ಮ ಜನಾಂಗದ ನಡುವೆ ಸರಿಯಾಗಿ ತೀರ್ಮಾನ ಮಾಡಿಬಿಡು. ನೀನು ಅತ್ಯುತ್ತಮ ತೀರ್ಪು ನೀಡುವವನಾಗಿರುತ್ತೀ."

قَدْ افترينا على الله كذبا إن عدنا في
ملتكم بعد إذ نجسنا الله ومآ
يكون لنا أن نعوذ فيها إلا أن يشاء الله
ربنا طوسع ربنا كل شئ علمنا على الله
توكلنا طربنا افتخر بيننا و بين قومنا
بالحق وانك خير الفتحين ٨٩

90. ಅವರನ್ನು ನಿರಾಕರಿಸಿದ ಅವರ ಜನಾಂಗದ ಮುಂದಾಳುಗಳು ತಮ್ಮೊಳಗೆ ಹೀಗೆ ಹೇಳಿದರು, "ನೀವು ಶುಬಬರ ಅನುಸರಣೆ ಮಾಡಿದರೆ ಹಾಳಾಗಿ ಹೋಗುವಿರಿ."²⁹

وَقَالَ الْمَلَأُ الَّذِينَ كَفَرُوا مِنْ قَوْمِهِ لَئِن
اتَّبَعْتُمْ شُعَيْبًا إنا كرم إذا الخسرون ٩٠

91. ಆದರೆ, ಒಂದು ಭೀಕರ ವಿಪತ್ತು ಬಂದು ಅವರನ್ನು ಆಕ್ರಮಿಸಿತು ಮತ್ತು ಅವರು ತಮ್ಮ ಮನೆಗಳಲ್ಲಿ ಅಧೋಮುಖರಾಗಿ ಬಿದ್ದಲ್ಲೇ ಬಿದ್ದುಬಿಟ್ಟರು.

فَأَخَذَتْهُمُ الرَّجْفَةُ فَأَصْبَحُوا فِي
دَارِهِمْ جثين ٩١

92. ಶುಬಬರನ್ನು ಸುಳ್ಳಾಗಿಸಿದವರು ಅವರ ಮನೆಗಳಲ್ಲಿ ವಾಸಿಸಲೇ ಇಲ್ಲವೋ ಎಂಬಂತೆ ಅಳಿದುಹೋದರು. ಕೊನೆಗೆ ಶುಬಬರನ್ನು ಸುಳ್ಳಾಗಿಸಿದವರೇ ಹಾಳಾಗಿ ಹೋದರು.

الذين كذبوا شعيبا كان لم يغنوا
فيها الذين كذبوا شعيبا كانوا
هم الخسرين ٩٢

*ಇಲ್ಲಿಂದ 9ನೆಯ ಕಾಂಡ ಆರಂಭ.

29. ಇದು ಕೇವಲ ಶುಬಬ್‌ರ(ಅ) ಜನಾಂಗದ ಸರದಾರರಿಗೆ ಸೀಮಿತವಾದ ವಿಷಯವಲ್ಲ. ಸತ್ಯ, ಸನ್ಮಾರ್ಗ ಮತ್ತು ಪ್ರಾಮಾಣಿಕತೆಯ ಧೋರಣೆ ತಳೆಯುವುದರಲ್ಲಿ ಎಲ್ಲಾ ಕಾಲದ ಕೆಟ್ಟ ಜನರು ಇಂತಹುದೇ ಅಪಾಯಗಳನ್ನು ಗುರುತಿಸಿದ್ದಾರೆ. ವ್ಯಾಪಾರ, ರಾಜಕೀಯ ಮುಂತಾದ ಲೌಕಿಕ ವ್ಯವಹಾರಗಳೂ ಸುಳ್ಳು, ಅವಿಶ್ವಾಸ ಮತ್ತು ದುರ್ನಡತೆಯ ಹೊರತು ನಡೆಯಲಾರದು. ಪ್ರಾಮಾಣಿಕತೆಯನ್ನು ಪಾಲಿಸುವುದಂದರೆ ತನ್ನ ಲೋಕವನ್ನು ನಷ್ಟಪಡಿಸಿಕೊಳ್ಳುವುದಾಗಿದೆ ಎಂಬುದು ಎಲ್ಲಾ ಕಾಲದ ಪಥಭ್ರಷ್ಟ ಜನರ ಭಾವನೆಯಾಗಿತ್ತು.

93. ಶುಭಬರು, "ಓ ನನ್ನ ಜನಾಂಗ ಬಾಂಧವರೇ, ನಾನು ನನ್ನ ಪ್ರಭುವಿನ ಸಂದೇಶಗಳನ್ನು ನಿಮಗೆ ತಲಪಿಸಿದೆ. ನಿಮ್ಮ ಮೇಲಿನ ಹಿತಚಿಂತನೆಯ ಋಣವನ್ನು ಸಲ್ಲಿಸಿದೆ. ಈಗ ನಾನು ಸತ್ಯವನ್ನು ನಿರಾಕರಿಸುವಂತಹ ಜನಾಂಗಕ್ಕಾಗಿ ಖೇದ ಪಡುವುದೆಂತು?" ಎನ್ನುತ್ತ ತಮ್ಮ ನಾಡಿನಿಂದ ಹೊರಟು ಹೋಗಿಬಿಟ್ಟರು.

فَتَوَلَّى عَنْهُمْ وَقَالَ يَوْمَ لَقَدْ أَبْلَغْتُكُمْ
رَأْسَلتِ رَأْيِي وَنَصَحْتُ لَكُمْ فَكَيْفَ
أَسَى عَلَى قَوْمٍ كَفِرِينَ ﴿٩٣﴾

94. ಒಂದು ನಾಡಿಗೆ ನಾವು ಪ್ರವಾದಿಯನ್ನು ಕಳುಹಿಸಿದಾಗ, ಎಂದೂ ಆ ನಾಡಿನ ಜನರನ್ನು ಮೊದಲು ಅಭಾವ ಹಾಗೂ ಸಂಕಷ್ಟಗಳಿಗೊಳಪಡಿಸದೆ ಇರಲಿಲ್ಲ. ಅವರು ವಿನಮ್ರರಾಗಬಹುದೆಂದು (ಹೀಗೆ ಮಾಡಿದ್ದೆವು.)

وَمَا أَرْسَلْنَا فِي قَرْيَةٍ مِّن نَّبِيٍّ إِلَّا أَخَذْنَا
أَهْلَهَا بِالْبَأْسَاءِ وَالضَّرَّاءِ لَعَلَّهُمْ يَضُرَّعُونَ ﴿٩٤﴾

95. ತರುವಾಯ ಅವರ ದಾರಿದ್ರ್ಯವನ್ನು ಸಮೃದ್ಧಿಯನ್ನಾಗಿ ಬದಲಾಯಿಸಿ ಬಿಟ್ಟೆವು. ಇದರಿಂದ ಅವರು ಚೆನ್ನಾಗಿ ಅಭಿವೃದ್ಧಿ ಹೊಂದಿದರು. ಆಗ ಅವರು, "ನಮ್ಮ ಪೂರ್ವಿಕರಿಗೂ ಕಷ್ಟ ಕಾಲಗಳೂ ಸುಖದ ಕಾಲಗಳೂ ಬರುತ್ತಲೇ ಇದ್ದುವು" ಎಂದು ಹೇಳತೊಡಗಿದರು. ಕೊನೆಗೆ ನಾವು ಅವರನ್ನು ಹಠಾತ್ತನೆ ಹಿಡಿದುಬಿಟ್ಟೆವು. ಅವರಿಗೆ ಅದರ ಸುಳಿವೂ ಸಿಗಲಿಲ್ಲ.³⁰

ثُمَّ بَدَّلْنَا مَكَانَ السَّيِّئَةِ الْحَسَنَةَ حَتَّى
عَفَوْا وَقَالُوا قَدْ مَسَّ آبَاءَنَا الضَّرَّاءُ
وَالسَّرَّاءُ فَأَخَذْنَاهُمْ بَغْتَةً وَهُمْ لَا يَشْعُرُونَ ﴿٩٥﴾

96. ನಾಡಿನವರು ವಿಶ್ವಾಸವಿರಿಸುತ್ತಿದ್ದರೆ ಮತ್ತು ದೇವಭಯವಿರಿಸುತ್ತಿದ್ದರೆ, ನಾವು ಅವರಿಗೆ ಆಕಾಶ ಮತ್ತು ಭೂಮಿಯಿಂದ ಸಮೃದ್ಧಿಯ ದ್ವಾರಗಳನ್ನು ತೆರೆದು ಕೊಡುತ್ತಿದ್ದೆವು. ಆದರೆ ಅವರು ಸುಳ್ಳಾಗಿಸಿದರು. ಆದುದರಿಂದ ಅವರು ಶೇಖರಿಸುತ್ತಿದ್ದ ಕೆಟ್ಟ ಗಳಿಕೆಗಾಗಿ ಅವರನ್ನು ನಾವು ಹಿಡಿದುಬಿಟ್ಟೆವು.

وَلَوْ أَنَّ أَهْلَ الْقُرَىٰ آمَنُوا وَاتَّقَوْا لَفَتَحْنَا
عَلَيْهِمْ بَرَكَاتٍ مِّنَ السَّمَاءِ وَالْأَرْضِ وَلَكِن
كَذَّبُوا فَأَخَذْنَاهُمْ بِمَا كَانُوا يَكْسِبُونَ ﴿٩٦﴾

97. ನಾಡಿನವರು ರಾತ್ರಿ ನಿದ್ರಿಸುತ್ತಿದ್ದಾಗ ನಮ್ಮ ಯಾತನೆಯು ಹಠಾತ್ತನೆ ಬಂದು ಬಿಡಲಾರದೆಂದು ಈಗ ನಿರ್ಭೀತರಾಗಿರುವರೇ?

أَفَأَمِّنَ أَهْلُ الْقُرَىٰ أَنْ يَأْتِيَهُمْ بَأْسُنَا
بَيَاتًا وَهُمْ نَائِمُونَ ﴿٩٧﴾

30. ಒಬ್ಬೊಬ್ಬ ಪ್ರವಾದಿ ಮತ್ತು ಒಂದೊಂದೇ ಜನಾಂಗದ ವಿವರಗಳನ್ನು ಪ್ರತ್ಯಪ್ರತ್ಯೇಕವಾಗಿ ವಿವರಿಸಿದ ಬಳಿಕ, ಎಲ್ಲಾ ಕಾಲಗಳಲ್ಲೂ ಪ್ರವಾದಿಗಳನ್ನು ನೇಮಿಸುವಾಗ ಅಲ್ಲಾಹನು ಅನುಸರಿಸುವ ಸಮಗ್ರ ನಿಯಮವನ್ನು ವಿವರಿಸಲಾಗುತ್ತಿದೆ. ಅದಾವುದೆಂದರೆ ಪ್ರವಾದಿಗಳನ್ನು ಕಳುಹಿಸುವ ಮೊದಲು ಆ ಜನಾಂಗವನ್ನು ಸಂಕಷ್ಟ ಮತ್ತು ವಿಕೋಪಗಳಿಗೆ ಗುರಿಪಡಿಸಲಾಗುತ್ತದೆ. ದೇವೋಪದೇಶಕ್ಕೆ ಅವರ ಕಿವಿಗಳು ತೆರೆದುಕೊಳ್ಳಲಿ ಮತ್ತು ಅವರು ದೇವನ ಮುಂದೆ ದೈನ್ಯತೆಯಿಂದ ಬಾಗಲು ಸಿದ್ಧರಾಗಲಿ ಎಂಬುದೇ ಇದರ ಉದ್ದೇಶ. ಇಂತಹ ಅನುಕೂಲಕರ ಪರಿಸ್ಥಿತಿಯಲ್ಲೂ ಅವರ ಹೃದಯ ಸತ್ಯಸ್ವೀಕಾರದ ಕಡೆಗೆ ವಾಲದಿದ್ದರೆ ಅವರನ್ನು ಸುಭಿಕ್ಷೆಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಆ ಮೂಲಕ ಅವರ ವಿನಾಶಕ್ಕೆ ಪೀಠಿಕೆ ಹಾಕಲಾಗುತ್ತದೆ. ಪ್ರವಾದಿಗಳನ್ನು ಉಲ್ಲಂಘಿಸಿದರೂ ಅನುಗ್ರಹಗಳ ಮಳೆಗೆರೆಯುತ್ತಿರುವುದನ್ನು ಕಂಡು ಮೇಲಿನಿಂದ ನಿಯಂತ್ರಿಸುವಂತಹ ಯಾವ ದೇವನೂ ಇಲ್ಲ ಎಂದವರು ಭಾವಿಸುತ್ತಾರೆ. ನಮಗೆ ನಾವೇ ದೊಡ್ಡವರೆಂಬ ಭಾವನೆ ಅವರ ಮನಸ್ಸನ್ನು ಆವರಿಸಿಕೊಳ್ಳುತ್ತದೆ. ಹೀಗೆ ಅತಿಮವಾಗಿ ಅವರು ದೇವಯಾತನೆಗೆ ಗುರಿಯಾಗಿ ಬಿಡುತ್ತಾರೆ.

98. ಅಥವಾ ಅವರು ಹಗಲು ಹೊತ್ತಿನಲ್ಲಿ ಕ್ರೀಡಾ ಮಗ್ನರಾಗಿದ್ದಾಗ ನಮ್ಮ ಯಾತನೆ ಎರಗಲಾರದೆಂದು ನಾಡಿನವರು ನಿಶ್ಚಿಂತ ರಾಗಿರುವರೇ?

أَوَمِنَ أَهْلِ الْقُرَىٰ أَنْ يَأْتِيَهُمْ بَأْسُنَا
ضُجًىٰ وَهُمْ يَلْعَبُونَ ﴿٩٨﴾

99. ಇವರು ಅಲ್ಲಾಹನ ನಿಗೂಢ ತಂತ್ರದ³¹ ಬಗ್ಗೆ ನಿರ್ಭೀತರಾಗಿರುವರೇ? ವಸ್ತುತಃ ನಾಶ ಹೊಂದುವ ಜನಾಂಗ ಮಾತ್ರವೇ ಅಲ್ಲಾಹನ ನಿಗೂಢ ತಂತ್ರದಿಂದ ನಿರ್ಭೀತವಾಗಿರುವುದು.

أَفَأَمِنُوا مَكْرَ اللَّهِ ۗ فَلَا يَأْمَنُ مَكْرَ
اللَّهِ إِلَّا الْقَوْمُ الْخَاسِرُونَ ﴿٩٩﴾

100. ನಾವಿಚ್ಛಿಸಿದರೆ ಅವರ ಪಾಪಗಳಿಗಾಗಿ ಅವರನ್ನು ಹಿಡಿಯಬಲ್ಲೆವೆಂಬ ವಾಸ್ತವಿಕತೆಯು ಭೂಮಿಯ ಪೂರ್ವ ನಿವಾಸಿಗಳ ಅನಂತರ ಅದರ ವಾರೀಸುದಾರರಾಗಿರುವವರಿಗೆ ಏನೂ ಪಾಠ ಕಲಿಸಿಕೊಡಲಿಲ್ಲವೆ? (ಆದರೆ ಅವರು ಬೋಧಪ್ರದ ವಾಸ್ತವಿಕತೆಯ ಬಗ್ಗೆ ಅನಾಸ್ಥೆ ವಹಿಸುತ್ತಾರೆ.) ನಾವು ಅವರ ಹೃದಯಗಳ ಮೇಲೆ ಮುದ್ರೆಯೊತ್ತುತ್ತೇವೆ. ಅನಂತರ ಅವರು ಏನನ್ನೂ ಆಲಿಸುವುದಿಲ್ಲ.

أَوَلَمْ يَهْدِ لِلَّذِينَ يَرِثُونَ الْأَرْضَ مِنْ
بَعْدِ أَهْلِهَا أَنْ لَوْ نَشَاءُ أَصْبِحُ بِكُمْ
أُولَئِكَ لَئِنْ لَمْ يَرْجِعُوا إِلَىٰ
رَبِّهِمْ أَذْهَبُوا ۗ قُلْ إِنِّي
أَعْلَمُ مَا تُكْسِرُونَ ﴿١٠٠﴾

101. ನಾವು ನಿಮಗೆ ಯಾವ ಜನಾಂಗಗಳ ವೃತ್ತಾಂತಗಳನ್ನು ಹೇಳುತ್ತಿರುವೆವೋ ಅವರ (ಉದಾಹರಣೆಗಳು ನಿಮ್ಮ ಮುಂದಿವೆ.) ಪ್ರವಾದಿಗಳು ಅವರ ಮುಂದೆ ಸುವ್ಯಕ್ತ ಪ್ರಮಾಣಗಳನ್ನು ತಂದರು. ಆದರೆ ಅವರು ಒಮ್ಮೆ ಸುಳ್ಳಾಗಿಸಿದುದನ್ನು ಪುನಃ ಸ್ವೀಕರಿಸುವವರಾಗಿರಲಿಲ್ಲ. ನೋಡಿರಿ, ನಾವು ಇದೇ ರೀತಿಯಲ್ಲಿ ಸತ್ಯನಿಷೇಧಿಗಳ ಹೃದಯಗಳ ಮೇಲೆ ಮುದ್ರೆಯೊತ್ತಿ ಬಿಡುತ್ತೇವೆ.

تِلْكَ الْقُرَىٰ نَقِصُ عَلَيْكَ مِنْ
أَشْبَاهِهَا ۗ وَقَدْ جَاءَتْهُمْ
رُسُلُهُمْ بِالْبَيِّنَاتِ ۗ فَمَا
كَانُوا لِيُؤْمِنُوا ۗ إِيَّايَا كَذَّبُوا
مِنْ قَبْلُ ۗ كَذَلِكَ يَطْبَعُ اللَّهُ
عَلَىٰ قُلُوبِ الْكَافِرِينَ ﴿١٠١﴾

102. ನಾವು ಅವರ ಪೈಕಿ ಹೆಚ್ಚಿನವರಲ್ಲಿ ಯಾವ ಕರಾರು ಪಾಲನೆಯನ್ನೂ ಕಾಣಲಿಲ್ಲ. ಮಾತ್ರವಲ್ಲ ಹೆಚ್ಚಿನವರು 'ಕರ್ಮಭ್ರಷ್ಟ'ರಾಗಿರುವುದನ್ನೇ ಕಂಡೆವು.

وَمَا وَجَدْنَا لِأَكْثَرِهِمْ مِنْ
عَهْدٍ ۗ وَإِن وَجَدْنَا
أَكْثَرَهُمْ لَفَاسِقِينَ ﴿١٠٢﴾

103. ಆ ಬಳಿಕ (ಮೇಲೆ ಪ್ರಸ್ತಾಪಿಸಲಾದ) ಆ ಜನಾಂಗಗಳ ತರುವಾಯ ನಾವು ಮೂಸಾರನ್ನು ನಮ್ಮ ದೃಷ್ಟಾಂತಗಳ ಸಹಿತ ಫಿರಾಫೀನ್ ಮತ್ತು ಅವನ ಜನಾಂಗದ ಸರದಾರರ ಬಳಿಗೆ ಕಳುಹಿಸಿದೆವು.³²

ثُمَّ بَعَثْنَا مِنْ
بَعْدِهِم مُّوسَىٰ بِآيَاتِنَا
إِلَىٰ فِرْعَوْنَ وَمَلَئِهِ ۚ فَظَلَمُوا
بِهَا ۗ فَانظُرْ

31. ಮೂಲದಲ್ಲಿ 'ಮಕರ್' ಎಂಬ ಪದ ಪ್ರಯೋಗವಾಗಿದೆ. ಅರಬಿ ಭಾಷೆಯಲ್ಲಿ ಅದರ ಅರ್ಥ 'ಸಂಚು' ಎಂದಾಗಿದೆ. ಅರ್ಥಾತ್ ಒಬ್ಬನಿಗೆ ನಿರ್ಣಾಯಕ ಹೊಡೆತ ಬೀಳುವ ತನಕವೂ ಆತನು ಎಲ್ಲವೂ ಸರಿಯಾಗಿಯೇ ಇದೆ. ತನಗೆ ಯಾವ ಬಾಧೆಯೂ ತಟ್ಟದು ಎಂದು ಬಾಹ್ಯ ವಿದ್ಯಮಾನಗಳನ್ನು ಕಂಡು ಭಾವಿಸುತ್ತಿರುವಂತೆ ಒಬ್ಬನ ವಿರುದ್ಧ ಒಳಸಂಚು ನಡೆಸುವುದು.

32. 'ಫಿರಾಫೀನ್' ಎಂಬ ಶಬ್ದದ ಅರ್ಥ 'ಸೂರ್ಯ ದೇವತೆಯ ಸಂತತಿ' ಎಂದಾಗಿದೆ. ಈಜಿಪ್ಟ್‌ನ ಪುರಾತನ ಕಾಲದ ಜನರು ತಮ್ಮ ಪರಮ ದೇವನೆಂದು ಭಾವಿಸುತ್ತಿದ್ದ ಸೂರ್ಯನನ್ನು 'ರಲ್' ಎನ್ನುತ್ತಿದ್ದರು. ಅದರಿಂದಲೇ 'ಫಿರಾಫೀನ್' ಎಂಬ ಪದ ಹುಟ್ಟಿ ಬಂದಿದೆ. ಇದು ಯಾವುದಾದರೊಬ್ಬ ವ್ಯಕ್ತಿಯ ಹೆಸರಲ್ಲ. ಈಜಿಪ್ಟಿನ ಎಲ್ಲಾ ರಾಜರುಗಳನ್ನೂ ಈ ಹೆಸರಿನಿಂದಲೇ ಕರೆಯುತ್ತಿದ್ದರು. ಇದು ರಷ್ಯಾದ ರಾಜರುಗಳನ್ನು 'ಝಾರ್' ಮತ್ತು ಇರಾನ್ ರಾಜರುಗಳನ್ನು 'ಕಿಸ್ಸಾ' ಎಂದು ಕರೆಯುವಂತಿದೆ.

- ಆದರೆ ಅವರೂ ನಮ್ಮ ದೃಷ್ಟಾಂತಗಳಿಗೆ ಅಕ್ರಮವೆಸಗಿದರು. ಆ ಕಿಡಿಗೇಡಿಗಳ ಪರಿಣಾಮವೇನಾಯಿತೆಂದು ನೋಡಿರಿ.
104. ಮೂಸಾ ಹೇಳಿದರು: "ಓ ಫಿರಾಔನ್, ನಾನು ಸರ್ವಲೋಕ ಪಾಲಕನ ಕಡೆಯಿಂದ ಕಳುಹಿಸಲ್ಪಟ್ಟಿದ್ದೇನೆ.
105. ಅಲ್ಲಾಹನ ನಾಮವೆತ್ತಿ ಸತ್ಯದ ಹೊರತು ಇನ್ನೇನನ್ನೂ ಹೇಳದಿರಲಿಕ್ಕಾಗಿಯೇ ನನ್ನನ್ನು ನಿಯೋಜಿಸಲಾಗಿದೆ. ನಾನು ನಿಮ್ಮ ಬಳಿಗೆ ನನ್ನ ಪ್ರಭುವಿನ ಕಡೆಯಿಂದ ನೇಮಕದ ಸುವ್ಯಕ್ತ ಪ್ರಮಾಣ ಹೊಂದಿ ಬಂದಿರುತ್ತೇನೆ. ಆದುದರಿಂದ ನೀನು ಬನೀಇಸ್ರಾಈಲರನ್ನು ನನ್ನ ಸಂಗಡ ಕಳುಹಿಸಿಕೊಡು.
106. ಫಿರಾಔನನು ಹೇಳಿದನು- "ನೀನು ದೃಷ್ಟಾಂತವೇನಾದರೂ ತಂದಿದ್ದರೆ ಹಾಗೂ ನೀನು ಸತ್ಯವಂತನಾಗಿದ್ದರೆ ಅದನ್ನು ಮುಂದಿಡು."
107. ಮೂಸಾ ತಮ್ಮ ಲಾಠಿಯನ್ನು ಎಸೆದರು. ಹಠಾತ್ತನೆ ಅದೊಂದು ಜೀವಂತ ಹೆಬ್ಬಾವಾಗಿತ್ತು.
108. ಅವರು ತಮ್ಮ ಚೇಬಿನಿಂದ ಕೈ ಹೊರತೆಗೆದರು ಮತ್ತು ಅದು ಪ್ರೇಕ್ಷಕರ ಮುಂದೆ ಜಗ ಜಗಿಸುತ್ತಿತ್ತು.
109. ಈ ಕಾರಣಕ್ಕಾಗಿ ಫಿರಾಔನನ ಸರದಾರರು ಪರಸ್ಪರ ಹೇಳಿದರು- "ಖಂಡಿತವಾಗಿಯೂ ಇವನೊಬ್ಬ ನಿಪುಣ ಮಾಟಗಾರನಾಗಿರುತ್ತಾನೆ.
110. ನಿಮ್ಮನ್ನು ನಿಮ್ಮ ಭೂಮಿಯಿಂದ ಹೊರ ಹಾಕಲಿಚ್ಛಿಸುತ್ತಾನೆ.³³ ಈಗ ನೀವೇನು ಹೇಳುತ್ತೀರಿ?"
111. ಅನಂತರ ಅವರೆಲ್ಲರೂ, "ಇವನಿಗೂ ಇವನ ಸಹೋದರನಿಗೂ ಕಾದಿರಲು ಹೇಳಿರಿ. ಎಲ್ಲಾ ತಜ್ಞ ಮಾಟಗಾರರನ್ನು ನಿಮ್ಮಲ್ಲಿಗೆ ತರಲಿಕ್ಕಾಗಿ ಎಲ್ಲಾ ಪಟ್ಟಣಗಳಲ್ಲಿ ಹರಿಕಾರರನ್ನು ಕಳುಹಿಸಿರಿ" ಎಂದು ಫಿರಾಔನನಿಗೆ ಸೂಚಿಸಿದರು.

كَيْفَ كَانَ عَاقِبَةُ الْمُفْسِدِينَ ﴿٣٧﴾

وَقَالَ مُوسَىٰ يُفْرَعُونَ إِيَّايَ رَسُولٌ مِّن رَّبِّ الْعَالَمِينَ ﴿٣٨﴾

حَقِيقٌ عَلَىٰ أَنْ لَا أَكُولَ عَلَى اللَّهِ إِلَّا الْحَقُّ قَدْ جئتُكُمْ بِبَيِّنَةٍ مِّن مَّرَبِّكُمْ فَأَرْسِلْ مَعِيَ بَنِي إِسْرَائِيلَ ﴿٣٩﴾

قَالَ إِنَّ كُنْتَ جئتَ بِآيَةٍ فَأْتِ بِهَا إِنَّ كُنْتَ مِنَ الصّٰدِقِينَ ﴿٤٠﴾

فَأَنفَعِي عَصَاهُ فَإِذَا هِيَ ثَمْبَانٌ مُّبِينٌ ﴿٤١﴾

وَنَزَعْنَا يَدَآءِ إِدْرِي بِيضًا لِلنّٰظِرِينَ ﴿٤٢﴾

قَالَ الْمَلَأُ مِنْ قَوْمِ فِرْعَوْنَ إِنَّ هَذَا السّٰحِرُ عَلِيمٌ ﴿٤٣﴾

يُرِيدُ أَنْ يُخْرِجَكُمْ مِّنْ أَرْضِكُمْ ۖ فَمَاذَا تَأْمُرُونَ ﴿٤٤﴾

قَالُوا أَرْجِهْ وَأَخَاهُ وَأَرْسِلْ فِي الْمَدَائِنِ حٰشِرِينَ ﴿٤٥﴾

33. ಮೂಸಾ(ಅ) ಅವರು ತಾನು ಪ್ರವಾದಿಯಾಗಿದ್ದೇನೆಂದು ವಾದಿಸಿಕೊಳ್ಳುವುದರ ಅರ್ಥವೇ ಅವರು ಸಮಸ್ತ ಜೀವನ ವ್ಯವಸ್ಥೆಯನ್ನು ಬದಲಾಯಿಸ ಬಯಸುತ್ತಾರೆ ಎಂದಾಗಿತ್ತು. ಸಹಜವಾಗಿಯೇ ರಾಜಕೀಯ ವ್ಯವಸ್ಥೆಯೂ ಅದರಲ್ಲಿ ಸೇರಿತ್ತು. ಏಕೆಂದರೆ ಸರ್ವಲೋಕಗಳ ಒಡೆಯನ ಪ್ರತಿನಿಧಿಯು ಇತರರ ಅನುಸರಣಶೀಲ ಪ್ರಜೆಯಾಗಿರಲಿಕ್ಕೆ ಬರುವುದಿಲ್ಲ. ಅವನು ಸ್ವತಃ ಅನುಕರಿಸಲ್ಪಡಲಿಕ್ಕೆ ಮತ್ತು ಆಡಳಿತ ನಿರ್ವಹಿಸಲಿಕ್ಕೆ ಬರುತ್ತಾನೆ. ಸತ್ಯನಿಷ್ಠೆಯೊಬ್ಬನ ಆಡಳಿತಾಧಿಕಾರವನ್ನು ಸಮ್ಮತಿಸುವುದು ಪ್ರವಾದಿತ್ವದ ಪದವಿಗೆ ತೀರಾ ವಿರುದ್ಧವಾಗಿದೆ. ಆದ್ದರಿಂದಲೇ ಮೂಸಾ(ಅ) ಬಾಯಿಯಿಂದ ಪ್ರವಾದಿತ್ವದ ಘೋಷಣೆಯನ್ನು ಕೇಳುತ್ತಲೇ ಫಿರಾಔನ ಮತ್ತು ಅವನ ಸಾಮ್ರಾಜ್ಯದ ಪ್ರಭುತ್ವಗಳಿಗೆ, ಇಂತಹ ರಾಜಕೀಯ, ಆರ್ಥಿಕ ಮತ್ತು ಸಾಂಸ್ಕೃತಿಕ ಕ್ರಾಂತಿಯ ಅಪಾಯ ತಲೆದೋರಿತು. ಈ ವ್ಯಕ್ತಿಯ ಮಾತಿಗೆ ಮಾನ್ಯತೆ ದೊರೆತರೆ ಅಧಿಕಾರ ನಮ್ಮ ಕೈಯಿಂದ ಹೊರಟು ಹೋಗುತ್ತದೆ ಎಂದು ಅವರು ಭಾವಿಸಿದರು.

112. ಆ ಪ್ರಕಾರ ಮಾಟಗಾರರು ಫಿರಾಔನಿನ ಬಳಿಗೆ ಬಂದರು. يَا تُؤْتِك بِكُلِّ سِحْرٍ عَلِيمٌ ﴿١١٢﴾
113. ಅವರು (ಹೀಗೆ) ಹೇಳಿದರು: "ನಾವು ಗೆದ್ದರೆ ನಮಗೆ ಪ್ರತಿಫಲ ಖಂಡಿತವಾಗಿಯೂ ಸಿಗುವುದಲ್ಲವೇ?" وَجَاءَ السَّحَرَةُ فِرْعَوْنَ قَالُوا إِنَّ لَنَا لَأَجْرًا إِن كُنَّا نَحْنُ الْغَالِبِينَ ﴿١١٣﴾
114. ಫಿರಾಔನನು ಉತ್ತರ ಕೊಟ್ಟನು, "ಹೌದು. ಜೊತೆಗೇ ನೀವು ಆಸ್ಥಾನದ ನಿಕಟವರ್ತಿಗಳೂ ಆಗುವಿರಿ." قَالَ نَعَمْ وَإِنَّكُمْ لَمِنَ الْمُقَرَّبِينَ ﴿١١٤﴾
115. ಅನಂತರ ಅವರು ಮೂಸಾರೊಡನೆ, "ನೀವು ಎಸೆಯುತ್ತೀರಾ ಅಥವಾ ನಾವು ಎಸೆಯಬೇಕೇ?" ಎಂದು ಕೇಳಿದರು. قَالُوا يَمْوَسَىٰ إِمَّا أَنْ تُلْفَىٰ وَإِمَّا أَنْ نَكُونَ نَحْنُ الْمُلْقِينَ ﴿١١٥﴾
116. ಮೂಸಾರು, "ನೀವೇ ಎಸೆಯಿರಿ" ಎಂದರು. ಅವರು ತಮ್ಮ ಮಂತ್ರ ದಂಡಗಳನ್ನೆಸೆದು ದೃಷ್ಟಿಗಳನ್ನು ವಶೀಕರಿಸಿ ಹೃದಯಗಳನ್ನು ಭಯಗ್ರಸ್ತಗೊಳಿಸಿದರು ಮತ್ತು ಅವರು ಭಾರೀ ದೊಡ್ಡ ಮಾಟವನ್ನೇ ತಂದಿದ್ದರು. قَالَ الْفُؤَاءُ فَلَئِمَّا الْقَوَا سَحَرُوا عَيْنَ النَّاسِ وَاسْتَرْهَبُوهُمْ وَجَاءُوا بِسِحْرٍ عَظِيمٍ ﴿١١٦﴾
117. ನಾವು ಮೂಸಾರಿಗೆ ಲಾಠಿಯನ್ನು ಎಸೆದು ಬಿಡಿರೆಂದು ಸೂಚನೆ ಕೊಟ್ಟೆವು. ಅದನ್ನು ಎಸೆದೊಡನೆ ಕ್ಷಣಾರ್ಧದಲ್ಲಿ ಅದು ಅವರ ಮೋಸದ ಮಾಟವನ್ನು ನುಂಗುತ್ತಾ ಸಾಗಿತು. وَأَوْحَيْنَا إِلَىٰ مُوسَىٰ أَنْ أُنزِلْ عَلَيْكَ إِذًا وَإِنِّي أَخَافُ عَلَيْكَ ﴿١١٧﴾
118. ಹೀಗೆ ಸತ್ಯವಿದ್ದುದು ಸತ್ಯವಾಗಿಯೇ ಸ್ಥಿರಪಟ್ಟಿತು. ಅವರು ಮಾಡಿಟ್ಟದ್ದೆಲ್ಲ ಮಿಥ್ಯವಾಯಿತು. فَوَقَعَ الْحَقُّ وَبَطَلَ مَا كَانُوا يَعْمَلُونَ ﴿١١٨﴾
119. ಫಿರಾಔನ್ ಮತ್ತು ಅವನ ಸಂಗಡಿಗರು ಸ್ಪರ್ಧಾರಂಗದಲ್ಲಿ ಸೋತು ಹೋದರು (ಮತ್ತು ವಿಜಯಿಗಳಾಗುವ ಬದಲು)- ಅವಮಾನಿತರಾದರು. فَغَلِبُوا مُوسَىٰ لَمَّا خَسَفَ الْقَارُونَ ﴿١١٩﴾
120. ಯಾವುದೋ ಒಂದು ವಸ್ತುವು ಮಾಟಗಾರರ ಅಂತರಂಗದಿಂದಲೇ ಅವರನ್ನು ಸಾಷ್ಟಾಂಗವೆರಗುವಂತೆ ಮಾಡಿತು. وَأُلْقِيَ السَّحَرَةُ سَجْدًا ﴿١٢٠﴾
121. ಅವರು, "ನಾವು ಸರ್ವಲೋಕಪಾಲಕನನ್ನು ನಂಬಿದೆವು- قَالُوا أَمْثَلُ رَبِّ الْعَالَمِينَ ﴿١٢١﴾
122. ಮೂಸಾ ಮತ್ತು ಹಾರೂನ್ ನಂಬುವ ಪ್ರಭುವನ್ನು"- ಎಂದರು.³⁴ رَبِّ مُوسَىٰ وَهَارُونَ ﴿١٢٢﴾

34. ಹೀಗೆ ಅಲ್ಲಾಹನು ಫಿರಾಔನ್ ಮತ್ತು ಅವನ ಸಂಗಡಿಗರ ಉಪಾಯವು ಅವರಿಗೇ ತಿರುಗಿ ಬೀಳುವಂತೆ ಮಾಡಿದನು. ಅವನು ದೇಶದ ಎಲ್ಲಾ ಪರಿಣತ ಜಾದೂಗಾರರನ್ನು ಕರೆಸಿ ಸಾರ್ವಜನಿಕರ ಮುಂದೆ ಪ್ರದರ್ಶನ ಏರ್ಪಡಿಸಿದನು. ಮೂಸಾರನ್ನು(ಅ) ಜಾದೂಗಾರನೆಂದು

123. ಫಿರ್‌ಔನನು ಹೇಳಿದನು- "ನಾನು ನಿಮಗೆ ಅಪ್ಪಣೆ ಕೊಡುವುದಕ್ಕಿಂತ ಮುಂಚೆ ನೀವು ಅವನ ಮೇಲೆ ವಿಶ್ವಾಸವಿಟ್ಟಿರಾ? ನಿಶ್ಚಯವಾಗಿಯೂ ಇದು ಈ ರಾಜಧಾನಿಯಲ್ಲಿ ಇದರ ಮಾಲಿಕರನ್ನು ಅಧಿಕಾರಚ್ಯುತರಾಗಿ ಮಾಡಲಿಕ್ಕಾಗಿ ನೀವು ಹೂಡಿದ ಒಳಸಂಚಾಗುತ್ತಿತ್ತು. ಇದರ ಪರಿಣಾಮವು ಸದ್ಯದಲ್ಲೇ ನಿಮಗೆ ತಿಳಿಯಲಿದೆ.

قَالَ فِرْعَوْنُ اَمَنْتُمْ بِهِ قَبْلَ اَنْ اَذِنَ
لَكُمْ اِنَّ هَذَا الْمَكْرُ مَكْرٌ مُّكْرَمٌ فِي السِّبْيَةِ
لِيُخْرِجُوا مِنْهَا اَهْلَهَا فَسَوْفَ تَعْلَمُونَ ﴿١٢٣﴾

124. ನಾನು ನಿಮ್ಮ ಕೈಕಾಲುಗಳನ್ನು ವಿರುದ್ಧ ದಿಕ್ಕುಗಳಿಂದ ಕಡಿಸಿಬಿಡುವೆನು. ಅನಂತರ ನಿಮ್ಮೆಲ್ಲರನ್ನು ಶಿಲುಬೆಗೆರಿಸುವೆನು."

لَا تَطَّعَنَّ اَيْدِيكُمْ وَاَرْجُلُكُمْ مِمَّنْ
خَلَا فِي ثُمَّ لَا صَلِّبَنَّكُمْ اَجْمَعِينَ ﴿١٢٤﴾

125. ಅವರು ಉತ್ತರಿಸಿದರು- "ನಮಗಂತು ನಮ್ಮ ಪ್ರಭುವಿನ ಕಡೆಗೇ ಮರಳಲಿಕ್ಕಿದೆ.

قَالُوا اِنَّا اِلَىٰ رَبِّنَا مُنْقَلِبُونَ ﴿١٢٥﴾

126. ನಮ್ಮ ಪ್ರಭುವಿನ ದೃಷ್ಟಾಂತಗಳು ನಮ್ಮ ಮುಂದೆ ಬಂದಾಗ ನಾವು ಅವುಗಳ ಮೇಲೆ ವಿಶ್ವಾಸವಿರಿಸಿದೆವೆಂಬ ಕಾರಣಕ್ಕಾಗಿಯೇ ವಿನಾ ಇನ್ನಾವುದಕ್ಕೂ ನೀನು ನಮ್ಮ ವಿರುದ್ಧ ಪ್ರತೀಕಾರಕ್ಕಿಳಿಯುವುದಿಲ್ಲ. ಓ ನಮ್ಮ ಪ್ರಭೂ, ನಮಗೆ ಸಹನೆಯನ್ನು ಅನುಗ್ರಹಿಸು. ನಾವು ನಿನ್ನ ಮುಸ್ಲಿಮ(ವಿಧೇಯ ಆಜ್ಞಾಪಾಲಕ)ರಾಗಿರುವ ಸ್ಥಿತಿಯಲ್ಲಿ ನೀನು ನಮ್ಮನ್ನು ಈ ಲೋಕದಿಂದ ಎತ್ತಿಕೋ."35

وَمَا تَنْقِمُ مِنَّا اِلَّا اَنْ اٰمَنَّا بِرَبِّنَا مَا
جَاءَنَا رَبَّنَا فَارْعُقْنَا عَلَيْهِ صَبْرًا وَاَتَوْفُنَا مُسْلِمِينَ ﴿١٢٦﴾

127. ಫಿರ್‌ಔನನೊಡನೆ ಅವನ ಜನಾಂಗದ ಸರದಾರರು ಹೀಗೆಂದರು: "ನೀನು ಮೂಸಾ ಮತ್ತು ಅವನ ಜನಾಂಗವನ್ನು ದೇಶದಲ್ಲಿ

وَقَالَ الْمَلِكُ مِنْ قَوْمِ فِرْعَوْنَ اتَدْرُسُ
وَتَوْمَهُ لِيُفْسِدُوا فِي الْاَرْضِ وَيَذَرَكُوا

ಜನರಿಗೆ ದೃಢಪಡಿಸುವುದು ಇದರ ಉದ್ದೇಶವಾಗಿತ್ತು. ಅಥವಾ ಕನಿಷ್ಠಪಕ್ಷ ಅವರ ಬಗ್ಗೆ ಜನರಲ್ಲಿ ಸಂಶಯ ಮೂಡಬೇಕೆಂದು ಅವರು ಭಾವಿಸಿದ್ದರು. ಆದರೆ ಈ ಸ್ಪರ್ಧೆಯಲ್ಲಿ ಸೋತ ನಂತರ ಅವರಿಂದ ಆಹ್ವಾನಿಸಲ್ಪಟ್ಟ ಜಾದೂಗಾರರೇ, "ಮೂಸಾರ(ಅ) ಸಮರ್ಪಿಸುತ್ತಿರುವುದು ನಿಶ್ಚಯವಾಗಿ ಜಾದೂ ಅಲ್ಲ. ಖಂಡಿತವಾಗಿಯೂ ಅದು ಸರ್ವಲೋಕಗಳ ಒಡೆಯನ ಶಕ್ತಿಯ ಮಹಿಮೆ ಯಾಗಿದೆ. ಅದರ ಮುಂದೆ ಎಂತಹ ಚಾದುವೂ ನಡೆಯಲಾರದು" ಎಂದು ಒಮ್ಮತಾಭಿಪ್ರಾಯದಿಂದ ನಿರ್ಧರಿಸಿದರು.

35. ಫಿರ್‌ಔನ್ ತನ್ನ ಉಪಾಯ ತಲೆಕೆಳಗಾಗುತ್ತಿರುವುದನ್ನು ಕಂಡು ಕೊನೆಯದಾಗಿ ಇನ್ನೊಂದು ಸಂಚು ಹೂಡಿದನು. ಈ ಸಮಸ್ತ ಪ್ರಕರಣವನ್ನು ಅವನು ಮೂಸಾ ಮತ್ತು ಜಾದೂಗಾರರ ಹೊಟವೆಂದು ಸಾರಿ ಅವರಿಗೆ ದೈಹಿಕ ಶಿಕ್ಷೆ ಮತ್ತು ಕೊಲೆಯ ಬೆದರಿಕೆ ಹಾಕಿದನು. ಆ ಮೂಲಕ ಅವರು ತಪ್ಪೊಪ್ಪಿ ಕೊಳ್ಳಲಿ ಎಂದು ಅವನು ಬಯಸಿದ್ದನು. ಆದರೆ ಅವನ ಈ ತಂತ್ರವೂ ವಿಫಲವಾಯಿತು. ಜಾದೂಗಾರರು ಎಂತಹ ಶಿಕ್ಷೆಗೂ ಸಿದ್ಧವೆಂದು ಸಾರಿ ತಮ್ಮನ್ನು ಅರ್ಪಿಸಿ ಕೊಂಡರು. ಮೂಸಾರ(ಅ) ಸತ್ಯಸಂಧತೆಯ ಮೇಲೆ ವಿಶ್ವಾಸವಿಡುವುದಕ್ಕೆ ಕಾರಣ ಒಳಸಂಚಿಲ್ಲ ಬದಲಾಗಿ ಸತ್ಯದ ಅಂಗೀಕಾರವಾಗಿದೆ ಎಂದು ಆ ಮೂಲಕ ಅವರು ಸಾಬೀತುಪಡಿಸಿದರು. ಸತ್ಯವಿಶ್ವಾಸವು ಕೆಲವು ಕ್ಷಣಗಳಲ್ಲೇ ಆ ಜಾದೂಗಾರರ ಮನಸ್ಸಿನಲ್ಲಿ ಎಂತಹ ಪರಿವರ್ತನೆಯುಂಟು ಮಾಡಿತು ಎಂಬುದೂ ಇಲ್ಲಿ ಗಮನಾರ್ಹ. ಸ್ವಲ್ಪ ಹೊತ್ತಿಗೆ ಮೊದಲು ಅವರು ತಮ್ಮ ಪೂರ್ವಜರ ಧರ್ಮದ ಬೆಂಬಲಕ್ಕಾಗಿ ತಮ್ಮ ಮನೆಗಳಿಂದ ಹೊರಟು ಬಂದಿದ್ದರು. ನಮ್ಮ ಧರ್ಮವನ್ನು ಮೂಸಾರ(ಅ) ಆಕ್ರಮಣದಿಂದ ರಕ್ಷಿಸುವಲ್ಲಿ ಸಫಲರಾದರೆ ಸರ್ಕಾರದಿಂದ ನಮಗೇನು ಉಡುಗೊರೆ ಸಿಗುವುದು ಎಂದು ಅವರು ಫಿರ್‌ಔನನೊಡನೆ ಕೇಳುತ್ತಿದ್ದರು. ಆದರೆ ಸತ್ಯವಿಶ್ವಾಸದ ಅನುಗ್ರಹ ಪ್ರಾಪ್ತವಾದಾಗ ಅವರ ಸತ್ಯಸಂಧತೆ ಮತ್ತು ದೃಢಚಿತ್ತತೆ ಪರಾಕಾಷ್ಠೆಗೆ ತಲಪಿತು. ಸ್ವಲ್ಪ ಹೊತ್ತು ಮೊದಲು ಅವರು ದುರಾಶೆಯಿಂದ ರಾಜನ ಮುಂದೆ ಕೈಯೊಡ್ಡುತ್ತಿದ್ದರು. ಆದರೆ ಈಗ ಅವರು ಅವನ ದೊಡ್ಡಸ್ತಿಕೆ ಮತ್ತು ಗರ್ವವನ್ನು ಮೆಟ್ಟಿ ನಿಂತು ಅತ್ಯಂತ ಭಯಾನಕ ಯಾತನೆಯ ಬಗ್ಗೆ ಅವನು ನೀಡಿದ್ದ ಬೆದರಿಕೆಯನ್ನು ಸ್ವೀಕರಿಸಲು ಸಿದ್ಧರಾಗಿದ್ದರು. ತಮ್ಮ ಮುಂದೆ ಅನಾವರಣಗೊಂಡಿದ್ದ ಸತ್ಯವನ್ನು ಯಾವ ಕಾರಣಕ್ಕೂ ಬಿಟ್ಟು ಬಿಡಲು ಅವರು ಸಿದ್ಧರಾಗಿಲ್ಲ.

ಗೊಂದಲಗಳನ್ನು ಹಬ್ಬಿಸುತ್ತಿರಲಿಕ್ಕೂ ನಿನ್ನ ಹಾಗೂ ನಿನ್ನ ಆರಾಧ್ಯರ ಆರಾಧನೆಯನ್ನು ತೊರೆದು ಬಿಟ್ಟಿರಲಿಕ್ಕೂ ಹೀಗೆಯೇ ಬಿಟ್ಟು ಬಿಡುವೆಯಾ?" ಫಿರಾಔನನು ಹೇಳಿದನು: "ನಾನು ಅವರ ಗಂಡು ಮಕ್ಕಳನ್ನು ಕೊಲೆ ಮಾಡಿಸುವೆನು ಮತ್ತು ಅವರ ಹೆಣ್ಣುಕುಳನ್ನು ಜೀವಂತ ವಿರಲು ಬಿಡುವೆನು.³⁶ ಅವರ ಮೇಲೆ ನಮ್ಮ ಅಧಿಕಾರದ ಹಿಡಿತ ಬಿಗಿಯಾಗಿದೆ."

128. ಮೂಸಾ ತಮ್ಮ ಜನಾಂಗದೊಡನೆ ಹೀಗೆಂದರು: "ಅಲ್ಲಾಹನೊಡನೆ ಸಹಾಯ ಯಾಚಿಸಿರಿ ಮತ್ತು ತಾಳ್ಮೆ ವಹಿಸಿರಿ. ಭೂಮಿ ಅಲ್ಲಾಹ ನದು. ಅವನು ತನ್ನ ದಾಸರಲ್ಲಿ ತನಗಿಷ್ಟ ಬಂದವರನ್ನು ಅದರ ಉತ್ತರಾಧಿಕಾರಿಗಳಾಗಿ ಮಾಡುತ್ತಾನೆ.³⁷ ಅಂತಿಮ ವಿಜಯವು ಅವನನ್ನು ಭಯಪಟ್ಟು ವರ್ತಿಸುವವರಿಗಾಗಿದೆ."

129. ಅವರ ಜನಾಂಗದವರು ಹೇಳಿದರು: "ನೀವು ಬರುವುದಕ್ಕೆ ಮುಂಚೆಯೂ ನಾವು ಸತಾಯಿಸಲ್ಪಡುತ್ತಿದ್ದೆವು. ಈಗ ನೀವು ಬಂದ ಬಳಿಕವೂ ಸತಾಯಿಸಲ್ಪಡುತ್ತಿದ್ದೇವೆ." ಅವರು ಹೀಗೆ ಹೇಳಿದರು: "ನಿಮ್ಮ ಪ್ರಭು ನಿಮ್ಮ ಶತ್ರುವನ್ನು ನಾಶಗೊಳಿಸುವ ಹಾಗೂ ನಿಮ್ಮನ್ನು ಭೂಮಿಯಲ್ಲಿ ಪ್ರತಿನಿಧಿಗಳನ್ನಾಗಿ ಮಾಡುವ ಸಮಯ ಸನ್ನಿಹಿತವಾಗಿದೆ. ಆಮೇಲೆ ಅವನು ನೀವು ಹೇಗೆ ವರ್ತಿಸುತ್ತೀರೆಂದು ನೋಡುವನು."

130. ಫಿರಾಔನನ ಜನರಿಗೆ ಬುದ್ಧಿ ಬರಬಹುದೆಂದು ನಾವು ಅವರನ್ನು ಅನೇಕ ವರ್ಷಗಳ ವರೆಗೆ ಬರಗಾಲ ಮತ್ತು ಫಲಗಳ ಅಭಾವದಲ್ಲಿ ಸಿಲುಕಿಸಿಟ್ಟೆವು.

131. ಆದರೆ, ಅವರಿಗೆ ಸುದಿನಗಳು ಬಂದಾಗ ಅವರು, ನಾವು ಇದಕ್ಕೇ ಅರ್ಹರಾಗಿದ್ದೆವೆನ್ನುತ್ತಿದ್ದರು. ದುರ್ದಿನಗಳು ಬಂದಾಗ ಮೂಸಾ ಮತ್ತು ಅವರ ಸಂಗಡಿಗರನ್ನು ಅಪಶಕುನವೆನ್ನುತ್ತಿದ್ದರು. ವಸ್ತುತಃ ಅವರ ಅಪಶಕುನವು ಅಲ್ಲಾಹನ ಕೈಯಲ್ಲಿತ್ತು. ಆದರೆ ಅವರಲ್ಲಿ ಹೆಚ್ಚಿನವರು ಅರಿವಿಲ್ಲದವರಾಗಿದ್ದರು.

وَالْهَاتِكُ قَالَ سَنَقْتُلُ أَبْنَاءَهُمْ وَسَتَحِ
نِسَاءَهُمْ وَإِنَّا فَوْقَهُمْ قَاهِرُونَ ﴿٣٦﴾

قَالَ مُوسَى لِقَوْمِهِ اسْتَعِينُوا بِاللَّهِ
وَاصْبِرُوا إِنَّ الْأَرْضَ لِلَّهِ يُورِثُهَا مَنْ
يَشَاءُ مِنْ عِبَادِهِ وَالْعَاقِبَةُ لِلْمُتَّقِينَ ﴿٣٧﴾

قَالُوا أُوذِينَا مِنْ قَبْلِ أَنْ تَأْتِيَنَا وَمَنْ
بَعْدَ مَا جِئْتَنَا قَالَ عَلَىٰ رَأْسِكُمْ أَنْ
يُهْلِكَ عَدُوُّكُمْ وَيَسْتَخْلِفَكُمْ فِي الْأَرْضِ
فَيَنْظُرَ كَيْفَ تَعْمَلُونَ ﴿٣٨﴾

وَلَقَدْ أَخَذْنَا آلَ فِرْعَوْنَ بِالسِّنِينَ
وَنَقْصٍ مِنَ الثَّمَرَاتِ لَعَلَّهُمْ يَرْجِعُونَ ﴿٣٩﴾

فَإِذَا جَاءَهُمْ الْحَسَنَةُ قَالُوا لَئِنَّا هُنَّ
وَإِنْ نُصِيبَهُمْ سَيِّئَةٌ يَطْرُقُوا بِمُوسَى
مَنْ مَعَهُ إِلَّا إِنَّمَا ظَنُّهُمْ عِنْدَ اللَّهِ
وَالَّذِينَ كَفَرُوا لَهُمْ لَآ يَعْلَمُونَ ﴿٤٠﴾

36. ಹಿಂಸೆಯ ಒಂದು ಯುಗವು ಹ. ಮೂಸಾರ(ಅ) ಜನನಕ್ಕೆ ಮೊದಲು ಜಾರಿಗೊಂಡಿತ್ತು. ಮೂಸಾರ(ಅ) ಪ್ರವಾದಿತ್ವದ ನಂತರ ಈ ಎರಡನೆಯ ಹಿಂಸಾಯುಗ ಆರಂಭಗೊಂಡಿತು. ಎರಡೂ ಯುಗಗಳಲ್ಲಿದ್ದ ಒಂದು ಸಾಮಾನ್ಯ ಅಂಶವೆಂದರೆ ಬನೀಇಸ್ರಾಕೀಲರ ಪುತ್ರರನ್ನು ವಧಿಸಲಾಯಿತು ಮತ್ತು ಅವರ ಪುತ್ರಿಯರನ್ನು ಜೀವಿಸಲು ಬಿಡಲಾಯಿತು. ಕ್ರಮೇಣ ಅವರ ವಂಶ ಕೊನೆಗೊಂಡು ಅವರು ಇತರ ಜನಾಂಗಗಳಲ್ಲಿ ಲೀನವಾಗಿ ಬಿಡಬೇಕು ಎಂಬುದು ಇದರ ಉದ್ದೇಶವಾಗಿತ್ತು.

37. ಇಂದಿನ ಕಾಲದಲ್ಲಿ ಕೆಲವರು ಈ ಸೂಕ್ತದ "ಭೂಮಿಯು ಅಲ್ಲಾಹನದು" ಎಂಬ ಭಾಗವನ್ನು ಆಯ್ದುಕೊಳ್ಳುತ್ತಾರೆ. ಆದರೆ "ಯಾರನ್ನು ಬೇಕಾದರೂ ಅವನು ಅದರ ವಾರಿಸುದಾರರನ್ನಾಗಿ ಮಾಡುತ್ತಾನೆ" ಎಂಬ ಅನಂತರದ ಭಾಗವನ್ನು ಬಿಟ್ಟು ಬಿಡುತ್ತಾರೆ.

132. ಅವರು ಮೂಸಾರೊಡನೆ, "ನೀನು ನಮ್ಮನ್ನು ಆಕರ್ಷಿಸಲು ಎಂತಹ ದೃಷ್ಟಾಂತವನ್ನು ತಂದರೂ ನಾವು ನಿನ್ನ ಮಾತನ್ನು ನಂಬುವವರಲ್ಲ" ಎಂದರು.

وَقَالُوا مَهْمَا تَأْتِنَا بِهِ مِنْ آيَةٍ لَتَسْحَرَنَا بِهَا فَمَا نَحْنُ لَكَ بِمُؤْمِنِينَ ﴿٣٨﴾

133. ಕೊನೆಗೆ ನಾವು ಅವರ ಮೇಲೆ ಚಂಡಮಾರುತ ಕಳುಹಿಸಿದೆವು. ಮಿಡತೆಗಳ ಕೂಟವನ್ನು ಬಿಟ್ಟೆವು. (ಧಾನ್ಯ ಕೆಡಿಸುವ) ಕೀಟಗಳನ್ನು ಹಬ್ಬಿಸಿದೆವು. ಕಪ್ಪೆಗಳನ್ನು ಹೊರಡಿಸಿದೆವು, ರಕ್ತವನ್ನು ಸುರಿಸಿದೆವು. ಇವೆಲ್ಲ ದೃಷ್ಟಾಂತಗಳನ್ನು ಬೇರೆ ಬೇರೆಯಾಗಿ ತೋರಿಸಿದೆವು. ಆದರೆ, ಅವರು ಅಹಂಕಾರವೆಸಗುತ್ತಲೇ ಸಾಗಿದರು ಮತ್ತು ಅವರು ಮಹಾ ಅಪರಾಧಿ ಜನಾಂಗವಾಗಿದ್ದರು.

فَأَرْسَلْنَا عَلَيْهِمُ الطُّوفَانَ وَالْجَرَادَ وَالْقُمَّلَ وَالضَّفَادِعَ وَالدمَّ آيَاتٍ مُفَصَّلَاتٍ فَاسْتَكْبَرُوا وَكَانُوا قَوْمًا مُجْرِمِينَ ﴿٣٩﴾

134. ಅವರ ಮೇಲೆ ವಿಪತ್ತು ಎರಗಿದಾಗ ಅವರು ಹೀಗೆನ್ನುತ್ತಿದ್ದರು: "ಓ ಮೂಸಾ, ನಿನಗೆ ನಿನ್ನ ಪ್ರಭುವಿನ ವತಿಯಿಂದ ದೊರೆತಿರುವ ಪದವಿಯ ಆಧಾರದಲ್ಲಿ ನಮಗಾಗಿ ಪ್ರಾರ್ಥಿಸು. ನೀನು ಈ ಸಲ ನಮ್ಮ ಮೇಲಿಂದ ಈ ವಿಪತ್ತನ್ನು ಹೋಗಲಾಡಿಸಿ ಬಿಟ್ಟರೆ ನಾವು ನಿನ್ನ ಮಾತನ್ನು ನಂಬುವೆವು ಮತ್ತು ಬನೀಇಸ್ರಾಈಲರನ್ನು ನಿನ್ನೊಂದಿಗೆ ಕಳುಹಿಸುವೆವು."

وَلَمَّا وَقَعَ عَلَيْهِمُ الرِّجْزُ قَالُوا يُمُوسَىٰ اذْكُرْ لَنَا تَارِكًا بِمَا وَعَدَ عِنْدَكَ لَكِن لَمْ يَكُن كَشَفَعْتَ عَنَّا الرِّجْزَ لَنُؤْمِنَنَّ لَكَ وَلَنُرْسِلَنَّ مَعَكَ بَنِي إِسْرَائِيلَ ﴿٤٠﴾

135. ಆದರೆ, ನಾವು ಅವರ ಮೇಲಿಂದ ನಮ್ಮ ಯಾತನೆಯನ್ನು, ಅವರು ಪೂರ್ತಿಗೊಳಿಸಲಿಕ್ಕಿದ್ದ ಒಂದು ಅವಧಿಯವರೆಗೆ ಸರಿಸಿಬಿಡುತ್ತಿದ್ದರೆ ಅವರು ಒಮ್ಮೆಲೆ ವಚನಭಂಗ ಮಾಡುತ್ತಿದ್ದರು.

فَلَمَّا كَشَفْنَا عَنْهُمْ الرِّجْزَ إِلَىٰ آجَلٍ هُم بَلِغُوهُ إِذَا هُمْ يَبْكُونَ ﴿٤١﴾

136. ಆಗ ನಾವು ಅವರಿಂದ ಪ್ರತೀಕಾರ ಪಡೆದೆವು ಮತ್ತು ಅವರನ್ನು ಸಮುದ್ರದಲ್ಲಿ ಮುಳುಗಿಸಿ ಬಿಟ್ಟೆವು. ಏಕೆಂದರೆ, ಅವರು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸಿದ್ದರು ಮತ್ತು ಅವುಗಳ ಬಗ್ಗೆ ಅಲಕ್ಷ್ಯರಾಗಿದ್ದರು.

فَأَنزَعْنَا مِنْهُمُ الْغُرُوبَ فَاعْرِفْهُمْ فِي الْيَمِّ يَا نَهْمُ كَذَّبُوا بِآيَاتِنَا وَكَانُوا عَنْهَا غَافِلِينَ ﴿٤٢﴾

137. ಅವರ ಸ್ಥಾನದಲ್ಲಿ ದುರ್ಬಲರಾಗಿರಿಸಲ್ಪಟ್ಟಿದ್ದವರನ್ನು ನಾವು ಸಮೃದ್ಧಿಯನ್ನಿರಿಸಿದ್ದ ಆ ಭೂಭಾಗದ ಪೂರ್ವ ಪಶ್ಚಿಮಗಳ ವಾರೀಸುದಾರರನ್ನಾಗಿ ಮಾಡಿಬಿಟ್ಟೆವು.³⁸ ಈ ರೀತಿಯಲ್ಲಿ ಬನೀಇಸ್ರಾಈಲರಿಗೆ ನೀಡಿದ್ದ ನಿನ್ನ ಪ್ರಭುವಿನ ಉತ್ತಮ

وَأَوْرَثْنَا الْقَوْمَ الَّذِينَ كَانُوا يُسْتَضَعُونَ مَشَارِقَ الْأَرْضِ وَمَعَارِبَهَا الَّتِي بَرَكْنَا فِيهَا ۖ وَتَمَّتْ كَلِمَتُ رَبِّكَ الْحُسْنَىٰ عَلَىٰ بَنِي إِسْرَائِيلَ ۖ بِمَا صَبَرُوا ۖ وَدَقَّقْنَا

38. ಅರ್ಥಾತ್- ಬನೀಇಸ್ರಾಈಲರನ್ನು ಫೆಲಿಸ್ತೀನ್ ಸಾಮ್ರಾಜ್ಯದ ವಾರೀಸುದಾರರನ್ನಾಗಿ ಮಾಡಿದನು. ಕುರ್ಆನಿನ ವಿವಿಧೆಡೆಗಳಲ್ಲಿ ನಾವು ಈ ಪ್ರದೇಶದಲ್ಲಿ ಸಮೃದ್ಧಿಯನ್ನಿರಿಸಿದ್ದೇವೆ ಎಂಬ ಪದ ಫೆಲಿಸ್ತೀನ್ ಮತ್ತು ಸಿರಿಯಾಗಳಿಗೆ ಪ್ರಯೋಗವಾಗಿದೆ.

ವಾಗ್ನಾನವು ನೆರವೇರಿತು. ಏಕೆಂದರೆ ಅವರು ತಾಳ್ಮೆ ವಹಿಸಿದ್ದರು. ಫಿರ್‌ಔನ್ ಮತ್ತು ಅವನ ಜನಾಂಗದವರು ರಚಿಸಿದ್ದೆಲ್ಲವನ್ನೂ ಕಟ್ಟಿಟ್ಟಿದ್ದೆಲ್ಲವನ್ನೂ ನಾವು ಧ್ವಂಸ ಮಾಡಿ ಬಿಟ್ಟೆವು.

138. ನಾವು ಬನೀಇಸ್ರಾಕಲರನ್ನು ಸಮುದ್ರದಿಂದ ಪಾರುಗೊಳಿಸಿದೆವು. ಅನಂತರ ಅವರು ಮುಂದೆ ಸಾಗಿದರು. ದಾರಿಯಲ್ಲಿ ಕೆಲವು ವಿಗ್ರಹಗಳ ಮುಂದೆ ತನ್ಮಯರಾಗಿ ಕುಳಿತಿದ್ದ ಒಂದು ಜನಾಂಗದ ಬಳಿಗೆ ತಲಪಿದಾಗ, "ಓ ಮೂಸಾ, ಇವರ ಆರಾಧ್ಯ ವಸ್ತುಗಳಂತಹ ಆರಾಧ್ಯ ವಸ್ತುವನ್ನು ನಮಗೂ ಮಾಡಿಕೊಡು"³⁹ ಎಂದರು. ಮೂಸಾ ಹೇಳಿದರು, "ನಿಜಕ್ಕೂ ನೀವು ಅಜ್ಞಾನದ ಮಾತುಗಳನ್ನಾಡುತ್ತೀರಿ.

139. ಇವರು ಅನುಸರಿಸುತ್ತಿರುವ ಕ್ರಮವು ನಿಶ್ಚಯವಾಗಿಯೂ ನಾಶವಾಗಲಿದೆ ಮತ್ತು ಇವರು ಮಾಡುತ್ತಿರುವುದು ಕೇವಲ ಮಿಥ್ಯ ಕಾರ್ಯ."

140. ಅನಂತರ ಮೂಸಾ ಹೇಳಿದರು: "ನಾನು ನಿಮಗಾಗಿ ಅಲ್ಲಾಹನ ಹೊರತು ಇನ್ನಾವುದಾದರೂ ಆರಾಧ್ಯನನ್ನು ಹುಡುಕುವುದೇ? ವಸ್ತುತಃ ನಿಮಗೆ ಅಖಿಲ ಜಗತ್ತಿನ ಜನಾಂಗಗಳ ಮೇಲೆ ಶ್ರೇಷ್ಠತೆ ಪ್ರದಾನ ಮಾಡಿದವನು ಅಲ್ಲಾಹನೇ ಆಗಿರುತ್ತಾನೆ.

141. ನಾವು ಫಿರ್‌ಔನ್‌ನವರಿಂದ ನಿಮ್ಮನ್ನು ವಿಮೋಚನೆಗೊಳಿಸಿದ ಸಂದರ್ಭವನ್ನು ಸ್ಮರಿಸಿರಿ (ಎಂದು ಅಲ್ಲಾಹನು ಹೇಳುತ್ತಾನೆ). ಅವರು ನಿಮ್ಮನ್ನು ಕಠಿಣ ಯಾತನೆಯಲ್ಲಿ ಸಿಲುಕಿಸಿದ್ದರು. ನಿಮ್ಮ ಗಂಡು ಮಕ್ಕಳನ್ನು ವಧಿಸುತ್ತಿದ್ದರು ಮತ್ತು ನಿಮ್ಮ ಹೆಣ್ಣುಕುಳನ್ನು ಬದುಕಲು ಬಿಡುತ್ತಿದ್ದರು. ಅದರಲ್ಲಿ ನಿಮ್ಮ ಪ್ರಭುವಿನ ಕಡೆಯಿಂದ ನಿಮಗೊಂದು ದೊಡ್ಡ ಪರೀಕ್ಷೆ ಇತ್ತು."

142. ನಾವು ಮೂಸಾರನ್ನು ಮೂವತ್ತು ಆಹೋರಾತ್ರಿಗಳಿಗಾಗಿ (ಸಿನಾಯಿ ಪರ್ವತಕ್ಕೆ) ಕರೆದೆವು. ತರುವಾಯ ಹತ್ತು ದಿನ ಹೆಚ್ಚಿಸಿದೆವು. ಹೀಗೆ ಅವರ ಪ್ರಭು ನಿಶ್ಚಯಿಸಿದ್ದ ಅವಧಿ ನಲ್ವತ್ತು ದಿನಗಳಾದುವು. ಮೂಸಾ ಹೋಗುವಾಗ ತಮ್ಮ ಸಹೋದರ ಹಾರೂನರೊಡನೆ, "ನನ್ನ ಅನುಪಸ್ಥಿತಿಯಲ್ಲಿ ನೀವು ನನ್ನ ಜನಾಂಗದ ಪ್ರತಿನಿಧಿಯಾಗಿರ

مَا كَانُوا يَصْنَعُونَ فَرَعُونَ وَقَوْمَهُ وَمَا كَانُوا يَعْرِشُونَ ﴿٣٨﴾

وَجَوْرًا نَا بَيْنِي إِسْرَائِيلَ الْبَحْرَ فَاتَوَا عَلَى قَوْمٍ يَعْكُفُونَ عَلَى أَصْنَامٍ لَهُمْ قَالُوا يَمُوسَى اجْعَلْ لَنَا إِلَهًا كَمَا لَهُمْ آلِهَةٌ ﴿٣٩﴾ قَالَ إِنَّكُمْ قَوْمٌ تَجْهَلُونَ ﴿٤٠﴾

إِنَّ هَؤُلَاءِ مُتَّبِعُونَ مَا هُمْ فِيهِ وَبِطُلٌ مَا كَانُوا يَعْمَلُونَ ﴿٣٩﴾

قَالَ أَعْبُدُوا اللَّهَ ابْنِعُوا لَهُمْ إِلَهًا وَهُوَ فَضَّلَكُمْ عَلَى الْعَالَمِينَ ﴿٤٠﴾

وَإِذْ أَنْجَيْنَاكُمْ مِنْ آلِ فِرْعَوْنَ يَسُومُونَكُمْ سُوءَ الْعَذَابِ يُقْتَتِلُونَ أَبْنَاءَكُمْ وَيَسْتَحْيُونَ نِسَاءَكُمْ وَفِي ذِكْرِكُمْ بَلَاءٌ ﴿٤١﴾ مِنْ رَبِّكُمْ عَظِيمٌ ﴿٤٢﴾

وَوَعَدْنَا مُوسَى ثَلَاثِينَ لَيْلَةً وَأَتَمَّمْنَاهَا بِعَشْرِ فِتْنٍ مِيقَاتٍ رَبِّهِ أَرْبَعِينَ لَيْلَةً ﴿٤٢﴾ وَقَالَ مُوسَى لِأَخِيهِ هَارُونَ اخْلُفْنِي فِي

39. ಅದು ಮುಸ್ಲಿಮ್ ಸಮುದಾಯವಾಗಿದ್ದರೂ ನೂರಾರು ವರ್ಷಗಳ ಕಾಲ ಈಜಿಪ್ಟಿನ ಮೂರ್ತಿ ಪೂಜಕ ಸಮುದಾಯದ ನಡುವೆ ಇದ್ದುದರಿಂದ ಅದರಿಂದ ಪ್ರಭಾವಿತವಾಗಿತ್ತು.

ಬೇಕು; ಒಳ್ಳೆಯ ಕಾರ್ಯವೆಸಗಬೇಕು ಕೆಡುಕುಂಟು ಮಾಡುವವರ ಮಾರ್ಗದಲ್ಲಿ ನಡೆಯಬಾರದು" ಎಂದರು.

143. ನಾವು ನಿಶ್ಚಯಿಸಿದ ಸಮಯಕ್ಕೆ ಸರಿಯಾಗಿ ಅವರು ತಲಪಿ ಅವರ ಪ್ರಭು ಅವರೊಡನೆ ಮಾತನಾಡಿದಾಗ ಅವರು, "ಓ ಪ್ರಭೂ, ನನಗೆ ನಿನ್ನ ದರ್ಶನಕ್ಕೆ ಬೇಕಾದ ದೃಕ್ಪ್ರಾಪ್ತಿ ಪ್ರದಾನ ಮಾಡು" ಎಂದು ಭಿನ್ನವಿಸಿದಾಗ, "ನೀನು ನನ್ನನ್ನು ನೋಡಲಾರೆ. ಅದೋ ಮುಂದಿರುವ ಪರ್ವತವನ್ನು ನೋಡು. ಅದು ತನ್ನ ಸ್ಥಾನದಲ್ಲಿ ಸ್ಥಿರವಾಗಿ ನಿಂತರೆ ನೀನು ನನ್ನನ್ನು ನೋಡಬಲ್ಲೆ" ಎಂದನು. ಆ ಪ್ರಕಾರ ಅವರ ಪ್ರಭು ಪರ್ವತದ ಮೇಲೆ ದಿವ್ಯ ಪ್ರಕಾಶವನ್ನು ಬೀರಿದಾಗ ಅದು ಅದನ್ನು ನುಚ್ಚು ನೂರುಗೊಳಿಸಿತು. ಮೂಸಾ ಮೂರ್ಛಿತನಾಗಿ ಬಿದ್ದರು. ಸ್ಮೃತಿ ಬಂದಾಗ ಹೀಗೆಂದರು, "ನೀನು ಮಹಾ ಪರಿಶುದ್ಧನು. ನಾನು ನಿನ್ನಲ್ಲಿ ಪಶ್ಚಾತ್ತಾಪಪಡುತ್ತೇನೆ ಮತ್ತು ಎಲ್ಲರಿಗಿಂತಲೂ ಮೊದಲು ವಿಶ್ವಾಸವಿಡುವವನು ನಾನಾಗಿರುತ್ತೇನೆ."

144. ಅಲ್ಲಾಹನು, "ಓ ಮೂಸಾ, ನಾನು ನನ್ನ ಸಂದೇಶವಾಹಕತ್ವ ನೆರವೇರಿಸಲಿಕ್ಕೂ ನನ್ನೊಂದಿಗೆ ಮಾತಾಡಲಿಕ್ಕೂ ಎಲ್ಲರಿಗಿಂತಲೂ ಮಿಗಿಲಾಗಿ ನಿನ್ನನ್ನು ಆರಿಸಿಕೊಂಡಿದ್ದೇನೆ. ಆದ ಕಾರಣ ನಾನು ನಿನಗೆ ಕೊಟ್ಟುದನ್ನು ಸ್ವೀಕರಿಸಿ ಕೃತಜ್ಞತೆ ಸಲ್ಲಿಸು" ಎಂದನು.

145. ಅನಂತರ ನಾವು ಮೂಸಾರಿಗೆ ಜೀವನದ ಪ್ರತಿಯೊಂದು ವಿಭಾಗಕ್ಕೆ ಸಂಬಂಧಿಸಿದ ಬೋಧನೆಯನ್ನೂ ಪ್ರತಿಯೊಂದು ವಿಭಾಗಕ್ಕೆ ಸಂಬಂಧಿಸಿದ ಸ್ಪಷ್ಟ ಮಾರ್ಗದರ್ಶನವನ್ನೂ ಫಲಕಗಳ ಮೇಲೆ ಬರೆದು ಕೊಟ್ಟೆವು ಮತ್ತು ಹೀಗೆ ಹೇಳಿದೆವು: "ಈ ಮಾರ್ಗದರ್ಶನಗಳನ್ನು ಭದ್ರವಾಗಿ ಹಿಡಿದುಕೊಳ್ಳಿರಿ ಮತ್ತು ಇವುಗಳ ಉತ್ತಮ ಅರ್ಥವನ್ನು ಅನುಸರಿಸುವಂತೆ ನಿಮ್ಮ ಜನಾಂಗಕ್ಕೆ ಅಪ್ಪಣೆ ಕೊಡಿರಿ. ಕರ್ಮಭ್ರಷ್ಟರ ನಿವಾಸವನ್ನು ಸದ್ಯವೇ ನಿಮಗೆ ತೋರಿಸಿ ಕೊಡುವೆನು."

146. ಅನ್ಯಾಯವಾಗಿ ಭೂಮಿಯಲ್ಲಿ ಅಹಂಕಾರ ಪಡುವವರ ದೃಷ್ಟಿಗಳನ್ನು ನನ್ನ ನಿದರ್ಶನಗಳಿಂದ ತಿರುಗಿಸಿಬಿಡುವೆನು. ಅವರು ಯಾವ ನಿದರ್ಶನಗಳನ್ನು ಕಂಡರೂ ಎಷ್ಟು ಮಾತ್ರಕ್ಕೂ ವಿಶ್ವಾಸವಿಡುವವರಲ್ಲ. ಅವರ ಮುಂದೆ ನೇರ ಮಾರ್ಗ ಬಂದರೆ ಅದನ್ನು ಸ್ವೀಕರಿಸಲಿಕ್ಕಿಲ್ಲ ಮತ್ತು ವಾಮ ಮಾರ್ಗವನ್ನು ಕಂಡರೆ ಅದರಲ್ಲಿ ಮುನ್ನಡೆಯುವರು. ಏಕೆಂದರೆ ಅವರು ನಮ್ಮ ನಿದರ್ಶನಗಳನ್ನು ಸುಳ್ಳಾಗಿಸಿದರು ಮತ್ತು ಅವುಗಳ ಬಗ್ಗೆ ಅಲಕ್ಷ್ಯರಾಗಿದ್ದರು.

قَوْمِي وَاصْلِحْ وَلَا تَتَّبِعْ سَبِيلَ الْمُفْسِدِينَ ﴿١٤٣﴾

وَلَمَّا جَاءَ مُوسَىٰ لِمِيقَاتِنَا وَكَلَّمَهُ رَبُّهُ ﴿١٤٤﴾
 قَالَ رَبِّ انظُرْ إِلَيَّ قَدْ كُنْتُ
 تَرِيضِي وَلَكِنِ انظُرْ إِلَى الْجَبَلِ فَإِنِ
 اسْتَقَرَّ مَكَانَهُ فَسَوْفَ تَرِيضِي فَلَمَّا تَجَلَّى
 رَبُّهُ لِلْجَبَلِ جَعَلَهُ دَكًّا وَخَرَّ مُوسَىٰ صَوْعًا ﴿١٤٥﴾
 فَلَمَّا آفَقَ قَالَ سُبْحَانَكَ تُبْتُ إِلَيْكَ
 وَأَنَا أَوَّلُ الْمُؤْمِنِينَ ﴿١٤٦﴾

قَالَ يٰمُوسَىٰ إِنِّي اصْطَفَيْتُكَ عَلَى النَّاسِ
 بِرِسَالَاتِي وَبِكَلامِي فَخُذْ مَا آتَيْتُكَ
 وَكُنْ مِنَ الشَّاكِرِينَ ﴿١٤٧﴾

وَكَتَبْنَا لَهُ فِي الْأَنْوَاعِ مِنْ كُلِّ شَيْءٍ
 مَّوْعِظَةً وَتَفْصِيلًا لِّكُلِّ شَيْءٍ فَخَذَهَا
 بِقُوَّةٍ وَأَمَرَ تَوَمَّكَ يَأْخُذُوا بِأَحْسَنِهَا
 سَأُورِيكُمْ آيَاتِي فَاسْتَقِيمُوا ﴿١٤٨﴾

سَأَصْرِفُ عَنْ آيَاتِيَ الَّذِينَ يَتَكَبَّرُونَ
 فِي الْأَرْضِ بِغَيْرِ الْحَقِّ وَإِنْ يَرَوْا
 آيَةً لَا يُؤْمِنُوا بِهَا وَإِنْ يَرَوْا
 الرُّشْدَ لَا يَتَّخِذُوهُ سَبِيلًا وَإِنْ يَرَوْا
 سَبِيلَ الْعِزِّ يَتَّخِذُوهُ سَبِيلًا ذَلِكَ بِأَنَّهُمْ
 كَذَّبُوا بِآيَاتِنَا وَكَانُوا عَنْهَا غَافِلِينَ ﴿١٤٩﴾

147. ನಮ್ಮ ನಿದರ್ಶನಗಳನ್ನು ಸುಳ್ಳಾಗಿಸಿದವನ ಮತ್ತು ಪರಲೋಕದ ಹಾಜರಾಗುವಿಕೆಯನ್ನು ನಿರಾಕರಿಸಿದವನ ಸಂಪೂರ್ಣ ಕರ್ಮಗಳು ವ್ಯರ್ಥವಾದವು. ಜನರು ತಮ್ಮ ಕರ್ಮಕ್ಕೆ ತಕ್ಕ ಪ್ರತಿಫಲ ವನ್ನುಣ್ಣುವುದರ ವಿನಾ ಇನ್ನೇನನ್ನಾದರೂ ಪಡೆಯಬಲ್ಲರೇ?

وَالَّذِينَ كَذَّبُوا بِآيَاتِنَا وَرَفَّاءِ الْآخِرَةِ
حَبِطَتْ أَعْمَالُهُمْ هَلْ يُجْزَوْنَ إِلَّا
مَا كَانُوا يَعْمَلُونَ ﴿٤٠﴾

148. ಮೂಸಾರ ಅನುಪಸ್ಥಿತಿಯಲ್ಲಿ ಅವರ ಜನಾಂಗದವರು ತಮ್ಮ ಆಭರಣಗಳಿಂದ ಒಂದು ಕರುವಿನ ವಿಗ್ರಹವನ್ನು ತಯಾರಿಸಿದರು. ಅದರಿಂದ ಎತ್ತಿನಂತಹ ಸ್ವರ ಹೊರಡುತ್ತಿತ್ತು. ಅದು ಅವರೊಡನೆ ಮಾತಾಡುವುದಿಲ್ಲವೆಂಬುದೂ ಯಾವ ವಿಷಯದಲ್ಲೂ ಮಾರ್ಗದರ್ಶನ ಮಾಡುವುದಿಲ್ಲವೆಂಬುದೂ ಅವರಿಗೆ ಕಾಣದಾಯಿತೇ? ಆದರೂ ಅವರು ಅದನ್ನು ಆರಾಧ್ಯವನ್ನಾಗಿ ಮಾಡಿಕೊಂಡರು ಮತ್ತು ಅವರು ಮಹಾ ಅಕ್ರಮಿಗಳಾಗಿದ್ದರು.⁴⁰

وَاتَّخَذَ قَوْمُ مُوسَىٰ مِنْ بَعْدِهِ مِنْ
حُلِيِّهِمْ عِجْلًا جَسَدًا آلِهَةً خُورِثُوهَا
يُرَوُّونَ أَنَّهَا لَا يَكْفِيهِمْ وَلَا يَهْدِيهِمْ سَبِيلًا
اتَّخَذُوهُ وَكَانُوا ظَالِمِينَ ﴿٤١﴾

149. ಅನಂತರ ಅವರ ವಂಚನೆಯ ಜಾಲವು ಮುರಿದಾಗ ಹಾಗೂ ಅವರು ನಿಜಕ್ಕೂ ಪಥಭ್ರಷ್ಟರಾಗಿ ಬಿಟ್ಟಿದ್ದಾರೆಂದು ಕಂಡಾಗ, "ನಮ್ಮ ಪ್ರಭು ನಮ್ಮ ಮೇಲೆ ಕೃಪೆ ತೋರದಿದ್ದರೆ ಮತ್ತು ನಮ್ಮನ್ನು ಕ್ಷಮಿಸದಿದ್ದರೆ ನಾವು ಹಾಳಾಗಿ ಹೋಗುವೆವು" ಎಂದು ಹೇಳ ತೊಡಗಿದರು.

وَلَمَّا سَقَطَ فِي أَيْدِيهِمْ وَرَأَوْا أَنَّهُمْ قَدْ
ضَلُّوا قَالُوا الْإِنُّ لَمْ يَرَحْمِنَا رَبُّنَا
وَيَغْفِرْ لَنَا لَنَكُونَنَّ مِنَ الْخَاسِرِينَ ﴿٤٢﴾

150. ಅತ್ತ ಮೂಸಾ ಕ್ರೋಧ ಹಾಗೂ ದುಃಖಿತರಾಗಿ ತಮ್ಮ ಜನಾಂಗದ ಕಡೆಗೆ ಮರಳಿದರು. ಬಂದೊಡನೆ, "ನಾನಿಲ್ಲದಿರುವಾಗ ನೀವು ಅತ್ಯಂತ ಕೆಟ್ಟ ರೀತಿಯಲ್ಲಿ ನನ್ನನ್ನು ಪ್ರತಿನಿಧೀಕರಿಸಿದಿರಿ! ನಿಮ್ಮ ಪ್ರಭುವಿನ ಆಜ್ಞೆಯನ್ನು ಕಾಯುವಷ್ಟು ತಾಳ್ಮೆಯೂ ನಿಮಗೆ ಉಂಟಾಗಲಿಲ್ಲವೇ?" ಎನ್ನುತ್ತ ಫಲಕಗಳನ್ನು ಎಸೆದು ಬಿಟ್ಟರು ಮತ್ತು ತಮ್ಮ ಸಹೋದರ(ಹಾರೂನ)ನ ತಲೆಗೂದಲನ್ನು ಹಿಡಿದೆಳೆದರು. ಹಾರೂನರು, "ಓ ನನ್ನ ಮಾತಾಪುತ್ರನೇ, ಇವರು ನನ್ನನ್ನು ದುರ್ಬಲನನ್ನಾಗಿ ಮಾಡಿಬಿಟ್ಟರು. ನನ್ನನ್ನು ವಧಿಸಿ ಬಿಡುವುದರಲ್ಲಿದ್ದರು. ಆದ್ದರಿಂದ ಶತ್ರುಗಳಿಗೆ ನನ್ನ ಮೇಲೆ ನಗುವ ಸಂದರ್ಭ ಕೊಡಬೇಡ ಮತ್ತು ಈ ಅಕ್ರಮಿ ಜನಾಂಗದೊಂದಿಗೆ ನನ್ನನ್ನು ಸೇರಿಸಬೇಡ" ಎಂದರು.

وَلَمَّا رَجَعَ مُوسَىٰ إِلَىٰ قَوْمِهِ غَضْبَانَ
أَسْفًا قَالَ بَشَرًا خَلَفْتُونِي مِنْ
بَعْدِي أَعَجَلْتُمْ أَمْرَ رَبِّكُمْ وَالْفَىٰ
إِلَّا لَوْ آخَرُ وَأَخَذَ بِرَأْسِ أَخِيهِ يَجُرُّهُ
إِلَيْهِ قَالَ ابْنَ أُمَّ إِنَّ الْقَوْمَ اسْتَضَعُّفُونِي
وَكَادُوا يُفَكِّتُونِي فَلا تُشِمْتِ بِي
الْأَعْدَاءُ وَلَا تَجْعَلْنِي مَعَ الْقَوْمِ الظَّالِمِينَ ﴿٤٣﴾

40. ಇದು ಬನೀಇಸ್ರಾಳಿಗಳು ಈಜಿಪ್ತಿನವರಿಂದ ಪ್ರಭಾವಿತವಾಗಿದ್ದುದರ ದ್ವಿತೀಯ ಪ್ರಕಟಣೆಯಾಗಿತ್ತು. ಈಜಿಪ್ತ್‌ನಲ್ಲಿ ಗೋಪೂಜೆ ಮತ್ತು ಗೋವಿನ ಪಾವಿತ್ರದ ನಂಬಿಕೆ ಇತ್ತು. ಇದರಿಂದ ಬನೀಇಸ್ರಾಳಿಲ್ ಜನಾಂಗ ಎಷ್ಟು ತೀವ್ರವಾಗಿ ಪ್ರಭಾವಿತವಾಗಿತ್ತೆಂದರೆ ಅವರ ಪ್ರವಾದಿ ಅವರಿಂದ ಕಣ್ಮರೆಯಾಗುತ್ತಲೇ ಅವರು ಆರಾಧನೆ ಮಾಡಲಿಕ್ಕಾಗಿ ಕೃತಕ ಕರುವೊಂದನ್ನು ಸಿದ್ಧಪಡಿಸಿದರು.

151. ಆಗ ಮೂಸಾ, "ಓ ನನ್ನ ಪ್ರಭೂ, ನನ್ನನ್ನೂ ನನ್ನ ಸಹೋದರನನ್ನೂ ಕ್ಷಮಿಸು ಮತ್ತು ನಮ್ಮನ್ನು ನಿನ್ನ ಕರುಣೆಯಲ್ಲಿ ಸೇರಿಸಿಕೋ, ನೀನು ಅತ್ಯಂತ ಕೃಪಾಳುವಾಗಿರುವೆ" ಎಂದರು.

قَالَ رَبِّ اغْفِرْ لِي وَلِإِخْوَتِي وَادْخُلْنَا فِي
رَحْمَتِكَ وَأَنْتَ أَرْحَمُ الرَّحِيمِينَ ﴿٥١﴾

152. (ಇದಕ್ಕೆ ಉತ್ತರವಾಗಿ ಹೀಗೆ ಅಪ್ಪಣೆಯಾಯಿತು) ಕರುವನ್ನು ತಮ್ಮ ಆರಾಧ್ಯವನ್ನಾಗಿ ಮಾಡಿಕೊಂಡವರು ಖಂಡಿತವಾಗಿಯೂ ತಮ್ಮ ಪ್ರಭುವಿನ ಕ್ರೋಧಕ್ಕೊಳಗಾಗಿಯೇ ತೀರುವರು ಮತ್ತು ಇಹಜೀವನದಲ್ಲಿ ಅವಮಾನಿತರಾಗುವರು. ಸುಳ್ಳನ್ನು ಸೃಷ್ಟಿ ಸುವವರಿಗೆ ನಾವು ಇದೇ ರೀತಿಯ ಶಿಕ್ಷೆ ಕೊಡುತ್ತೇವೆ.

إِنَّ الَّذِينَ اتَّخَذُوا الْعِجْلَ سَيِّئًا لَّهُمْ
عَذَابٌ مِّنْ سَرَّيْهِمْ وَذَلَّةٌ فِي الْحَيَاةِ
الدُّنْيَا وَكَذَلِكَ نَجْزِي الْمُفْتَرِينَ ﴿٥٢﴾

153. ದುಷ್ಕರ್ಮಗಳನ್ನೆಸಗಿ ಅನಂತರ ಪಶ್ಚಾತ್ತಾಪ ಪಟ್ಟು ವಿಶ್ವಾಸ ಸ್ವೀಕರಿಸಿದರೆ ನಿಶ್ಚಯವಾಗಿಯೂ ಈ ಪಶ್ಚಾತ್ತಾಪ ಮತ್ತು ವಿಶ್ವಾಸದ ಬಳಿಕ ನಿನ್ನ ಪ್ರಭು ಕ್ಷಮಿಸುವವನೂ ಕರುಣಾ ಮಯಿಯೂ ಆಗಿರುತ್ತಾನೆ.

وَالَّذِينَ عَمِلُوا السَّيِّئَاتِ ثُمَّ تَابُوا مِن
بَعْدِهَا وَآمَنُوا إِنَّ رَبَّكَ مِن
بَعْدِهَا لَغَفُورٌ رَّحِيمٌ ﴿٥٣﴾

154. ಈ ರೀತಿಯಲ್ಲಿ ಮೂಸಾರ ಕೋಪ ಇಳಿದಾಗ ಅವರು ಆ ಫಲಕಗಳನ್ನು ಎತ್ತಿಕೊಂಡರು. ಅವುಗಳಲ್ಲಿ ತಮ್ಮ ಪ್ರಭುವನ್ನು ಭಯಪಡುವವರಿಗಾಗಿ ಮಾರ್ಗದರ್ಶನ ಮತ್ತು ಕೃಪೆ ಲಿಖಿತ ಗೊಂಡಿತ್ತು.

وَلَمَّا سَكَتَ عَنْ مُوسَى الْغَضَبُ أَخَذَ
الْأُتْرَاحَ ۗ وَفِي سُسُخَتِهَا هُدًى وَرَحْمَةٌ
لِّلَّذِينَ هُمْ لِرَبِّهِمْ يَرْتَدُّونَ ﴿٥٤﴾

155. ಮತ್ತು ಅವರು (ತಮ್ಮ ಸಂಗಡ) ನಾವು ಗೊತ್ತುಪಡಿಸಿದ ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ತಮ್ಮ ಜನಾಂಗದ ಎಪ್ಪತ್ತು ಮಂದಿಯನ್ನು ಆರಿಸಿಕೊಂಡರು.⁴¹ ಒಂದು ಪ್ರಚಂಡ ಭೂಕಂಪವು ಅವರನ್ನು ಬಾಧಿಸಿದಾಗ ಮೂಸಾರು ಹೀಗೆ ಹೇಳಿದರು: "ಓ ನನ್ನ ಪ್ರಭೂ, ನೀನಿಚ್ಛಿಸುತ್ತಿದ್ದರೆ ಇವರನ್ನೂ ನನ್ನನ್ನೂ ಈ ಮೊದಲೇ ನಾಶಪಡಿಸಬಹುದಿತ್ತು. ನಮ್ಮ ಪೈಕಿ ಕೆಲವು ತಿಳಿಗೇಡಿಗಳು ಮಾಡಿದ್ದ ಅಪರಾಧಕ್ಕಾಗಿ ನಮ್ಮೆಲ್ಲರನ್ನೂ ನಾಶ ಗೊಳಿಸುವೆಯಾ? ಇದಂತು ನೀನು ಮಾಡಿದ ಒಂದು ಪರೀಕ್ಷೆ ಯಾಗಿತ್ತು. ನೀನು ಇದರ ಮೂಲಕ ನಿನಗಿಷ್ಟ ಬಂದವರನ್ನು ಪಥಭ್ರಷ್ಟಗೊಳಿಸುತ್ತೀ ಮತ್ತು ನಿನಗಿಷ್ಟಬಂದವರಿಗೆ ಸನ್ಮಾರ್ಗ ದರ್ಶನ ನೀಡುತ್ತೀ. ನೀನೇ ನಮ್ಮ ರಕ್ಷಕ ಮಿತ್ರನಾಗಿರುವೆ. ನಮ್ಮನ್ನು ಕ್ಷಮಿಸು. ನಮ್ಮ ಮೇಲೆ ಕೃಪೆತೋರು. ನೀನು ಕ್ಷಮಿಸುವವರಲ್ಲಿ ಅತಿ ಶ್ರೇಷ್ಠನಾಗಿರುವೆ.

وَاخْتَارَ مُوسَى قَوْمَهُ سَبْعِينَ رَجُلًا
رِّمِيقَاتِنَا ۖ فَلَمَّا أَخَذَتْهُمُ الرَّجْفَةُ قَالَ
رَبِّ لَوْ شِئْتَ أَهْلَكْتَهُم مِّن قَبْلُ وَإِنِّي
أَنتَ لَكُنَّا بِمَا فَعَلَ السُّفَهَاءُ مِنَّا إِن هِيَ
إِلَّا فِتْنَتُكَ تُضِلُّ بِهَا مَن تَشَاءُ وَتَهْدِي
مَن تَشَاءُ ۗ أَنْتَ وَلِيُّنَا فَاغْفِرْ لَنَا وَارْحَمْنَا
وَ أَنْتَ خَيْرُ الْغَافِرِينَ ﴿٥٥﴾

41. ಜನಾಂಗದ ಎಪ್ಪತ್ತು ಮಂದಿ ಪ್ರತಿನಿಧಿಗಳು ಸೀನಾಯಿ ಪರ್ವತದಲ್ಲಿ ದೇವಸನ್ನಿಧಿಯಲ್ಲಿ ಹಾಜರಾಗಿ ಜನಾಂಗದ ವತಿಯಿಂದ ಕರುವಿನ ಆರಾಧನೆಯ ಅಪರಾಧಕ್ಕಾಗಿ ಕ್ಷಮೆಯಾಚಿಸಬೇಕು ಮತ್ತು ಅನುಸರಣೆಯ ಕರಾರನ್ನು ಪುನಃ ದೃಢೀಕರಿಸಬೇಕು ಎಂಬ ಉದ್ದೇಶಕ್ಕಾಗಿ ಈ ಕರೆ ನೀಡಲಾಗಿತ್ತು.

156. ನಮಗಾಗಿ ಇಹಲೋಕದ ಹಿತವನ್ನೂ ಪರಲೋಕದ ಹಿತವನ್ನೂ ಲಿಖಿತಗೊಳಿಸು. ನಾವು ನಿನ್ನ ಕಡೆಗೆ ಮರಳಿದೆವು." ಇದಕ್ಕುತ್ತರವಾಗಿ ಹೀಗೆ ಅಪ್ಪಣೆಯಾಯಿತು -"ನಾನು ಇಷ್ಟಬಂದವರಿಗೆ ಶಿಕ್ಷೆ ವಿಧಿಸುತ್ತೇನೆ. ಆದರೆ ನನ್ನ ಕರುಣೆಯು ಸರ್ವವನ್ನೂ ವ್ಯಾಪಿಸಿ ಕೊಂಡಿದೆ. ನಾನು ಅದನ್ನು ಆಚ್ಛೋಲ್ಲಂಘನೆ ಮಾಡದ, ರುಕ್ನಾತ್ ಕೊಡುವ ಮತ್ತು ನನ್ನ ನಿದರ್ಶನಗಳ ಮೇಲೆ ವಿಶ್ವಾಸ ವಿರಿಸುವವರಿಗಾಗಿ ಲಿಖಿತಗೊಳಿಸುವೆನು."

وَ كُنَّا لَنَا فِي هَذِهِ الدُّنْيَا حَسَنَةً وَ فِي
الْآخِرَةِ إِنْ كُنَّا مُدَّةً إِلَيْكَ طَقَالَ عَدَائِي
أُصِيبُ بِهِ مَنْ أَسَاءَ وَ رَحْمَتِي وَسِعَتْ
كُلَّ شَيْءٍ فَسَاكُنْ بِهَا لِلَّذِينَ يَتَّقُونَ وَ
يُؤْتُونَ الزَّكَاةَ وَ الَّذِينَ هُمْ بِآيَاتِنَا يُؤْمِنُونَ ﴿١٥٦﴾

157. (ಆದ್ದರಿಂದ) ತಮ್ಮಲ್ಲಿರುವ 'ತೌರಾತ್' ಮತ್ತು 'ಇಂಜೀಲ್' ಗಳಲ್ಲಿ ಪ್ರಸ್ತಾಪಿಸಲಾಗಿರುವ ಈ ಸಂದೇಶವಾಹಕ 'ನಿರಕ್ಷರಿ ಪ್ರವಾದಿ'ಯ ಅನುಸರಣೆಯನ್ನು ಸ್ವೀಕರಿಸಿದವರು⁴² (ಈ ಕೃಪೆಗೆ ಪಾತ್ರರಾಗುವರು) ಇವರು (ಪ್ರವಾದಿ) ಅವರಿಗೆ ಸತ್ಕರ್ಮದ ಆದೇಶ ನೀಡುತ್ತಾರೆ ಮತ್ತು ದುಷ್ಟತ್ಯದಿಂದ ತಡೆಯುತ್ತಾರೆ. ಅವರಿಗೆ ಶುದ್ಧ ವಸ್ತುಗಳನ್ನು 'ಧರ್ಮಸಮ್ಮತ' ಮತ್ತು ಅಶುದ್ಧ ವಸ್ತುಗಳನ್ನು 'ನಿಷಿದ್ಧ'ಗೊಳಿಸುತ್ತಾರೆ. ಅವರ ಮೇಲೆ ಹೇರಲಾಗಿರುವ ಹೊರಗಳನ್ನು ಇಳಿಸುತ್ತಾರೆ. ಅವರನ್ನು ಬಿಗಿಯಲಾಗಿದ್ದ ಬಂಧನಗಳನ್ನು ಬಿಡಿಸುತ್ತಾರೆ.⁴³ ಆದುದರಿಂದ ಇವರ ಮೇಲೆ ವಿಶ್ವಾಸವಿರಿಸುವವರು, ಇವರನ್ನು ಸಮರ್ಥಿಸುವವರು, ಇವರಿಗೆ ಸಹಕಾರ ನೀಡುವವರು ಮತ್ತು ಇವರೊಂದಿಗೆ ಅಪತೀರ್ಣಗೊಳಿಸಲಾಗಿರುವ ಪ್ರಕಾಶವನ್ನು ಅನುಸರಿಸುವವರು ಮಾತ್ರ ಯಶಸ್ವಿಗಳಾಗುವವರು.

الَّذِينَ يَتَّبِعُونَ الرَّسُولَ النَّبِيَّ الْأُمِّيَّ
الَّذِي يَجِدُ وَنَا مَكْتُوبًا عِنْدَهُمْ فِي التَّوْرَةِ
وَ الْإِنْجِيلِ زَيْمًا مَرْمُومًا بِالْمَعْرُوفِ وَيَنْهَاهُمْ
عَنِ الْمُنْكَرِ وَ يُجِلُّ لَهُمُ الطَّيِّبَاتِ وَ يَحَرِّمُ
عَلَيْهِمُ الْخَبَائِثَ وَ يَضَعُ عَنْهُمْ إِصْرَهُمْ
وَ الْإِغْلَالَ الَّتِي كَانَتْ عَلَيْهِمْ طَالَمَ الَّذِينَ
أَمْنُوا بِهِ وَعَزَّرُوهُ وَ نَصَرُوهُ وَ اتَّبَعُوا
التَّوْرَ الَّتِي أَنْزَلَ مَعَهُ ۗ أُولَٰئِكَ هُمُ
الْمُقْتَدِرُونَ ﴿١٥٧﴾

42. ಯಹೂದಿಯರಲ್ಲಿ ಪ್ರಚಲಿತವಿದ್ದ ಪಾರಿಭಾಷಿಕದಂತೆ ಇಲ್ಲಿ ಪ್ರವಾದಿವರ್ಯರಿಗೆ(ಸ) 'ಉಮ್ಮಿ' (ನಿರಕ್ಷರಿ) ಎಂಬ ಪದವನ್ನು ಉಪಯೋಗಿಸಲಾಗಿದೆ. ಬನೀಇಸ್ರಾಈಲರು ತಮ್ಮನ್ನುಳಿದು ಇತರಲ್ಲ ಜನಾಂಗಗಳನ್ನು 'ಉಮ್ಮಿ' (GENTILE) ಎನ್ನುತ್ತಿದ್ದರು. ಆದ್ದರಿಂದ ತಮ್ಮ ಜನಾಂಗದ ಬಗ್ಗೆ ಅವರಿಗಿದ್ದ ಹಿರಿಮೆಯಿಂದಾಗಿ ಅವರು 'ಉಮ್ಮಿ'ಗಳ ನೇತೃತ್ವವನ್ನು ಸಹಿಸುವುದಂತಿರಲಿ ತಮಗೆ ಸರಿಸಾಟಿಯಾದ ಮಾನವೀಯ ಹಕ್ಕುಗಳು 'ಉಮ್ಮಿ'ಗಳಿಗೆ ಪ್ರಾಪ್ತವಾಗುವುದೂ ಅವರಿಗೆ ಸಹ್ಯವಿರಲಿಲ್ಲ. ಆದ್ದರಿಂದಲೇ ಕುರಾನ್‌ನಲ್ಲಿ "ಉಮ್ಮಿಗಳ ಸಂಪತ್ತು ಸೂರೆಗೈಯುವುದರ ಬಗ್ಗೆ ನಮ್ಮೊಡನೆ ಯಾವ ವಿಚಾರಣೆಯೂ ಇಲ್ಲ" (ಆಲಿ ಇಮ್ರಾನ್: 75) ಎಂಬ ಅವರ ಮಾತನ್ನು ಉಲ್ಲೇಖಿಸಲಾಗಿದೆ. ಇಲ್ಲಿ ಅವರು ಉಪಯೋಗಿಸುತ್ತಿದ್ದ ಪದವನ್ನೇ ಉಪಯೋಗಿಸುವ ಮೂಲಕ ಅಲ್ಲಾಹನು, "ಈಗ ಈ 'ಉಮ್ಮಿ'ಯಲ್ಲೇ ನಿಮ್ಮ ಭವಿಷ್ಯ ಅಡಕವಾಗಿದೆ." ಅವರ ಅನುಸರಣೆ ಮಾಡಿದರೆ ಮಾತ್ರ ನನ್ನ ಅನುಗ್ರಹದಲ್ಲಿ ಪಾಲು ಪಡೆಯುತ್ತೀರಿ. ಅನ್ಯಥಾ ನೀವು ಶತಮಾನಗಳಿಂದ ಈಡಾಗುತ್ತಾ ಬಂದಿರುವ ದೇವಕ್ರೋಧವೇ ನಿಮ್ಮ ಪಾಲಿಗಿರುವುದು ಎಂದು ಹೇಳುತ್ತಿದ್ದಾನೆ.

43. ಅರ್ಥಾತ್- ಅವರ ಕರ್ಮಶಾಸ್ತ್ರಜ್ಞರು ತಮ್ಮ ಕೂದಲು ಸೀಳುವಿಕೆಯ ನಿಯಮಗಳಿಂದ, ಅವರ ಸನ್ಯಾಸಿಗಳು ತಮ್ಮ ಸನ್ಯಾಸದ ಉತ್ಪೇಕ್ಷಿತ ಕಲ್ಪನೆಯಿಂದ ಮತ್ತು ಅವರ ಅಜ್ಞಾನಪೀಡಿತ ಜನರು ಮೂಢನಂಬಿಕೆ ಮತ್ತು ಸ್ವಯಂಕೃತ ನಿಯಮಗಳಿಂದ ತಮ್ಮ ಜೀವನವನ್ನು ಹೊರ ಗಳಡಿಯಲ್ಲಿ ಸಿಲುಕಿಸಿಕೊಂಡಿದ್ದರು. ಅನೇಕ ಬಂಧನಗಳಲ್ಲಿ ತಮ್ಮನ್ನು ಬಿಗಿದುಕೊಂಡಿದ್ದರು. ಪ್ರವಾದಿವರ್ಯರು(ಸ) ಇಂತಹ ಹೊರಗಳನ್ನೆಲ್ಲಾ ಇಳಿಸುತ್ತಾರೆ ಮತ್ತು ಬಂಧನಗಳನ್ನೆಲ್ಲಾ ಬಿಡಿಸಿ ಜೀವನವನ್ನು ಮುಕ್ತಗೊಳಿಸುತ್ತಾರೆ.

158. ಓ ಮುಹಮ್ಮದರೇ, ಹೇಳಿರಿ: "ಓ ಮಾನವರೇ, ನಾನು ನಿಮ್ಮೆಲ್ಲರ ಕಡೆಗೆ ಭೂಮಿ ಆಕಾಶಗಳ ಸಾರ್ವಭೌಮನಾಗಿರುವ ಅಲ್ಲಾಹನ ಸಂದೇಶವಾಹಕನಾಗಿರುತ್ತೇನೆ. ಅವನ ಹೊರತು ಆರಾಧ್ಯನಿಲ್ಲ. ಅವನೇ ಜೀವನ ನೀಡುವವನು. ಅವನೇ ಮರಣ ಕೊಡುವವನು. ಆದುದರಿಂದ ಅಲ್ಲಾಹನ ಮೇಲೂ ಹಾಗೂ ಅವನಿಂದ ಕಳುಹಿಸಲಾದ, ಅಲ್ಲಾಹ್ ಮತ್ತು ಅವನ ಆದೇಶಗಳ ಮೇಲೆ ವಿಶ್ವಾಸವಿರಿಸುವ, 'ನಿರಕ್ಷರಿ' ಪ್ರವಾದಿಯವರ ಮೇಲೂ ವಿಶ್ವಾಸವಿರಿಸಿರಿ ಮತ್ತು ಅವರನ್ನು ಅನುಸರಿಸಿರಿ. ನೀವು ಸನ್ಮಾರ್ಗ ಹೊಂದಬಹುದು."

قُلْ يَا أَيُّهَا النَّاسُ إِنِّي رَسُولُ اللَّهِ إِلَيْكُمْ جَاءِيْعًا الَّذِي لَهُ مُلْكُ السَّمٰوٰتِ وَالْأَرْضِ ۗ لَا إِلٰهَ إِلَّا هُوَ يُحْيِي وَيُمِيتُ ۗ فَأَمِنُوا بِاللَّهِ وَرَسُولِهِ النَّبِيُّ الَّذِي يَأْتِيكُم بِالْبَيِّنٰتِ ۗ وَاللَّهُ وَكَلِمَاتِهِ وَاتَّبِعُوهُ لَعَلَّكُمْ تَهْتَدُونَ ﴿١٥٨﴾

159. ಮೂಸಾರ ಜನಾಂಗದಲ್ಲಿ ಸತ್ಯದ ಪ್ರಕಾರ ಮಾರ್ಗದರ್ಶನ ಮಾಡುತ್ತಿದ್ದ ಹಾಗೂ ಸತ್ಯದ ಪ್ರಕಾರವೇ ನ್ಯಾಯಪಾಲನೆ ಮಾಡುತ್ತಿದ್ದ ಒಂದು ಪಂಗಡವಿತ್ತು.

وَمِنْ قَوْمِ مُوسَىٰ أُمَّةٍ يَّهْدُونَ بِالْحَقِّ وَبِهِ يَعْدِلُونَ ﴿١٥٩﴾

160. ನಾವು ಆ ಜನಾಂಗವನ್ನು ಹನ್ನೆರಡು ಮನೆತನಗಳಾಗಿ ವಿಭಾಗಿಸಿ, ಅವರನ್ನು ಸ್ವತಂತ್ರ ಪಂಗಡಗಳಾಗಿ ರೂಪಿಸಿದ್ದೆವು. ಆ ಜನಾಂಗವು ಮೂಸಾರೊಡನೆ ನೀರು ಕೇಳಿದಾಗ ನಾವು ಆ ಬಂಡೆಯ ಮೇಲೆ ತಮ್ಮ ಲಾಠಿಯಿಂದ ಹೊಡೆಯಲು ಸೂಚನೆ ಕೊಟ್ಟೆವು. ಆ ಪ್ರಕಾರ ಆ ಬಂಡೆಯಿಂದ ಹಠಾತ್ತನೆ ಹನ್ನೆರಡು ಚಿಲುಮೆಗಳು ಉಕ್ಕಿ ಬಂದುವು. ಪ್ರತಿಯೊಂದು ಪಂಗಡವು ನೀರು ಪಡೆಯಬೇಕಾದ ಸ್ಥಳವನ್ನು ನಿಶ್ಚಯಿಸಿಕೊಂಡಿತು. ನಾವು ಅವರ ಮೇಲೆ ಮೋಡದ ನೆರಳನ್ನು ಮಾಡಿದೆವು. ಅವರಿಗೆ 'ಮನ್ಸಾ' ಮತ್ತು 'ಸಲ್ಪಾ' ಇಳಿಸಿದೆವು. "ನಾವು ನಿಮಗೆ ದಯಪಾಲಿಸಿದ ಶುದ್ಧ ವಸ್ತುಗಳನ್ನು ಉಣ್ಣಿರಿ" (ಎಂದು ಅಪ್ಪಣೆ ಕೊಟ್ಟೆವು) ಆದರೆ ಆ ಬಳಿಕ ಅವರು ಮಾಡಿದ್ದೆಲ್ಲ ನಮ್ಮ ಮೇಲೆ ಅಕ್ರಮವಾಗಿರಲಿಲ್ಲ, ನಿಜವಾಗಿ ಅವರು ತಮ್ಮ ಮೇಲೆಯೇ ಅಕ್ರಮವೆಸಗಿಕೊಂಡಿದ್ದರು.

وَقَطَعْنَاهُمْ اثْنَتَيْ عَشْرَةَ أَسْبَاطًا أُمَمًا ۗ وَأَوْحَيْنَا إِلَىٰ مُوسَىٰ إِذِ اسْتَسْقَاهُ قَوْمَهُ أَنِ اصْرِبْ لِيْعَصَاكَ الْحَجْرَ ۗ فَكَانَ يُجَسِّتُ مِنْهُ اثْنَتَا عَشْرَةَ عَيْنًا ۗ قَدْ عَلِمَ كُلُّ أُنَاسٍ مَّشْرَبَهُمْ ۗ وَظَلَّلْنَا عَلَيْهِمُ الْعَمَامَ ۗ وَأَنْزَلْنَا عَلَيْهِمُ الْمَنَّٰنَ وَالسَّلَٰوِي ۗ كَلُوا مِنْ كَلْبَاتٍ مَّا رَزَقْنٰكُمْ وَمَا ظَلَمْتُمْ ۗ وَلٰكِنْ كَانُوا أَنفُسَهُمْ يَظْلِمُونَ ﴿١٦٠﴾

161. "ಈ ನಾಡಿನಲ್ಲಿ ವಾಸಿಸಿರಿ; ನಿಮ್ಮಿಷ್ಟದಂತೆ ಇಲ್ಲಿಯ ಬೆಳೆಯಿಂದ ಜೀವನಾಧಾರಗಳನ್ನು ಪಡೆಯಿರಿ ಮತ್ತು 'ಹಿತ್ತ: ಹಿತ್ತ:' ಎನ್ನುತ್ತ ಪಟ್ಟಣದ ದ್ವಾರದೊಳಗೆ ಶಿರಬಾಗುತ್ತ ಪ್ರವೇಶಿಸಿರಿ. ನಾವು ನಿಮ್ಮ ಅಪರಾಧಗಳನ್ನು ಕ್ಷಮಿಸುವೆವು ಮತ್ತು ಸಜ್ಜನರಿಗೆ ಇನ್ನಷ್ಟು ಅನುಗ್ರಹ ಪ್ರದಾನ ಮಾಡುವೆವು" ಎಂದು ಅವರೊಡನೆ ಹೇಳಿದ್ದ ಸಂದರ್ಭವನ್ನು ಸ್ಮರಿಸಿರಿ.

وَإِذْ قِيلَ لَهُمْ اسْكُنُوا هَذِهِ الْقَرْيَةَ وَكُلُوا مِنْهَا حَيْثُ شِئْتُمْ وَتَوَلَّوْا حِطَّةً ۗ وَادْخُلُوا الْبَابَ سُجَّدًا ۗ نَعْفِزْ لَكُمْ حَظِيْعَتَكُمْ سَرِيْعًا ۗ الْمُهَيَّبِينَ ﴿١٦١﴾

162. ಆದರೆ ಅವರ ಪೈಕಿ ಅಕ್ರಮಿಗಳಾಗಿದ್ದವರು ಅವರೊಡನೆ ಹೇಳಲಾಗಿದ್ದ ಮಾತನ್ನು ಬದಲಾಯಿಸಿ ಬಿಟ್ಟರು. ನಾವು ಅವರ ಅಕ್ರಮಗಳ ಫಲವಾಗಿ ಅವರ ಮೇಲೆ ಆಕಾಶದಿಂದ ಯಾತನೆ ಇಳಿಸಿದೆವು.

فَبَدَّلَ الَّذِينَ ظَلَمُوا مِنْهُمْ قَوْلًا غَيْرَ الَّذِي
قِيلَ لَهُمْ فَأَرْسَلْنَا عَلَيْهِمْ رِجْزًا مِنَ السَّمَاءِ
بِمَا كَانُوا يَظْلِمُونَ ﴿٤٦﴾

163. ಇವರೊಡನೆ ಸಮುದ್ರ ತೀರದಲ್ಲಿದ್ದ ಆ ನಾಡಿನವರ ಕುರಿತೂ ಸ್ವಲ್ಪ ವಿಚಾರಿಸಿರಿ.⁴⁴ ಅವರಿಗೆ ಈ ಘಟನೆಯನ್ನು ನೆನಪಿಸಿರಿ - ಅಲ್ಲಿಯವರು 'ಸಬ್ತಾ'ನ ದಿನ (ಶನಿವಾರ) ಅಲ್ಲಾಹನ ಆಜ್ಞೆಗಳನ್ನು ಉಲ್ಲಂಘಿಸುತ್ತಿದ್ದರು. 'ಸಬ್ತಾ'ನ ದಿನವೇ ಮೊನುಗಳು ಉಕ್ಕಿ ಉಕ್ಕಿ ಮೇಲೆ ಬರುತ್ತಿದ್ದುವು ಮತ್ತು 'ಸಬ್ತಾ'ನ ಹೊರತು ಇತರ ದಿನಗಳಲ್ಲಿ ಬರುತ್ತಿರಲಿಲ್ಲ. ನಾವು ಅವರ ಆಜ್ಞೋಲ್ಲಂಘನೆಯ ಕಾರಣ ಅವರನ್ನು ಪರೀಕ್ಷೆಗೊಳ ಪಡಿಸುತ್ತಿದ್ದುದರಿಂದ ಹೀಗಾಗುತ್ತಿತ್ತು.

وَسَأَلَهُمْ عَنِ الْقَرْيَةِ الَّتِي كَانَتْ حَاضِرَةً
الْبَحْرِ إِذْ يَعْبُدُونَ فِي السَّبْتِ إِذْ تَأْتِيهِمْ
حِينًا لَهُمْ يَوْمَ سَبْتِهِمْ شُرَعًا وَيَوْمَ لَا
يَسْبِتُونَ إِلَّا تَأْتِيهِمْ كَذَلِكَ نَبْلُوهُمْ
بِمَا كَانُوا يَفْسُقُونَ ﴿٤٧﴾

164. ಅವರಿಗೆ ಆ ಸಂದರ್ಭವನ್ನು ನೆನಪಿಸಿರಿ; ಅವರ ಪೈಕಿ ಒಂದು ಪಂಗಡವು ಇನ್ನೊಂದು ಪಂಗಡದೊಡನೆ, "ಅಲ್ಲಾಹನು ನಾಶಗೊಳಿಸಲಿರುವ ಅಥವಾ ಕಠಿಣ ಶಿಕ್ಷೆ ಕೊಡಲಿರುವಂಥವರಿಗೆ ನೀವೇಕೆ ಉಪದೇಶ ನೀಡುತ್ತೀರಿ?" ಎಂದು ಕೇಳಿದಾಗ ಅವರು ಹೀಗೆ ಉತ್ತರ ಕೊಟ್ಟಿದ್ದರು: "ನಾವು ಇದನ್ನೆಲ್ಲ ನಿಮ್ಮ ಪ್ರಭುವಿನ ಸನ್ನಿಧಿಯಲ್ಲಿ ನಮ್ಮ ನೆಪವನ್ನು ಮುಂದಿಡಲಿಕ್ಕಾಗಿ ಮಾಡುತ್ತೇವೆ. ಹಾಗೂ ಇವರು ಅವನ ಆಜ್ಞೋಲ್ಲಂಘನೆಯಿಂದ ದೂರ ಸರಿಯತೊಡಗುವರೆಂದು ನಿರೀಕ್ಷಿಸಿ ಹೀಗೆ ಮಾಡುತ್ತೇವೆ."

وَإِذْ قَالَتْ أُمَّةٌ مِنْهُمْ لِمَ تَعْبُدُونَ قَوْمًا اللَّهُ
مُهْلِكُهُمْ أَوْ مَعْبُدُوا عَدَاؤًا شَدِيدًا قَالُوا
مَعْدِنًا إِلَىٰ رَأْسِكُمْ وَعَلَيْهِمْ يَتَّقُونَ ﴿٤٨﴾

165. ಕೊನೆಗೆ ಅವರು ಅವರಿಗೆ ನೆನಪಿಗೆ ತಂದು ಕೊಟ್ಟಿದ್ದ ಮಾರ್ಗದರ್ಶನವನ್ನು ಸಂಪೂರ್ಣ ಮರೆತು ಬಿಟ್ಟಾಗ ಕೆಡುಕಿನಿಂದ ತಡೆಯುತ್ತಿದ್ದವರನ್ನು ನಾವು ರಕ್ಷಿಸಿದೆವು ಮತ್ತು ಅಕ್ರಮ ವೆಸಗುತ್ತಿದ್ದ ಮಿಕ್ಕಿಲ್ಲರನ್ನು ಅವರ ಆಜ್ಞೋಲ್ಲಂಘನೆಗಾಗಿ ತೀವ್ರ ಯಾತನೆಯಲ್ಲಿ ಹಿಡಿದೆವು.

فَلَمَّا نَسُوا مَا ذُكِّرُوا بِهِ أَنْجَبْنَا الَّذِينَ
يَتَّقُونَ عَنِ السُّوْءِ وَآخَذْنَا الَّذِينَ ظَلَمُوا
بِعَذَابٍ بَئِيسٍ بِمَا كَانُوا يَفْسُقُونَ ﴿٤٩﴾

166. ಅನಂತರ ಯಾವ ಕಾರ್ಯಗಳಿಂದ ಅವರನ್ನು ತಡೆಯಲಾಗಿತ್ತೋ ಅವುಗಳನ್ನೇ ಅವರು ತಮ್ಮ ಉದ್ಧಟತನದಿಂದ ಮಾಡುತ್ತ

فَلَمَّا عَتَوْا عَنْ مَا نُهُوا عَنْهُ قُلْنَا لَهُمْ كُونُوا
قِرَدَةً خَاسِئِينَ ﴿٥٠﴾

44. ಈ ಪ್ರದೇಶ 'ಐಲ', 'ಐಲಾತ್' ಅಥವಾ 'ಐಲೂತ್' ಆಗಿರಬಹುದೆಂಬುದು ಹೆಚ್ಚಿನ ಸಂಶೋಧಕರ ಅಭಿಪ್ರಾಯ. ಅಲ್ಲಿ ಈಗ ಇಸ್ರಾಕಲ್‌ನ ಯಹೂದಿ ಸಾಮ್ರಾಜ್ಯ ಅದೇ ಹೆಸರಿನಿಂದ ಒಂದು ಬಂದರನ್ನು ನಿರ್ಮಿಸಿದೆ. ಅದರ ಬಳಿಯಲ್ಲೇ ಜೋರ್ಡಾನಿನ ಸುಪ್ರಸಿದ್ಧ 'ಅಕಬಾ' ಬಂದರು ಇದೆ.

ಹೋದಾಗ "ಹೀನ ವಾನರರಾಗಿ ಬಿಡಿರಿ"⁴⁵ ಎಂದು ನಾವು ಹೇಳಿ ಬಿಟ್ಟೆವು.

167. ಬನೀಇಸ್ರಾಅಲರ ಮೇಲೆ ಪುನರುತ್ಥಾನ ದಿನದವರೆಗೂ ಅವರಿಗೆ ತೀವ್ರ ಯಾತನೆ ಕೊಡುವಂಥವರನ್ನು ಎರಗಿಸುತ್ತಲೇ ಇರುವೆನೆಂದು ನಿಮ್ಮ ಪ್ರಭು ಘೋಷಿಸಿದುದನ್ನು ಸ್ಮರಿಸಿರಿ. ನಿಶ್ಚಯವಾಗಿಯೂ ನಿಮ್ಮ ಪ್ರಭು ಶಿಕ್ಷೆ ಕೊಡುವುದರಲ್ಲಿ ಅತಿ ಶೀಘ್ರನು ಮತ್ತು ನಿಶ್ಚಯವಾಗಿಯೂ ಕ್ಷಮಾಶೀಲನೂ ಕರುಣಾಮಯಿಯೂ ಆಗಿರುತ್ತಾನೆ.

وَإِذْ تَأَذَّنَ رَبُّكَ لَيَبْعَثَنَّ عَلَيْهِمْ إِلَى
يَوْمِ الْقِيَامَةِ مَنْ يَسُومُهُمْ سُوءَ الْعَذَابِ
إِنَّ رَبَّكَ لَسَرِيعُ الْعِقَابِ وَإِنَّهُ
لَغَفُورٌ رَحِيمٌ ﴿١٦٧﴾

168. ನಾವು ಅವರನ್ನು ಭೂಮಿಯ ಮೇಲೆ ವಿಭಿನ್ನಗೊಳಿಸಿ ಅನೇಕ ಜನಾಂಗಗಳಾಗಿ ಹಂಚಿ ಬಿಟ್ಟೆವು. ಅವರಲ್ಲಿ ಕೆಲವರು ಸಜ್ಜನರಾಗಿದ್ದರೆ ಕೆಲವರು ಅದಕ್ಕೆ ವ್ಯತಿರಿಕ್ತವಾಗಿದ್ದರು. ಅವರು ಮರಳಬಹುದೆಂದು ನಿರೀಕ್ಷಿಸಿ ನಾವು ಅವರನ್ನು ಅನುಕೂಲ ಮತ್ತು ಪ್ರತಿಕೂಲ ಪರಿಸ್ಥಿತಿಗಳ ಮೂಲಕ ಪರೀಕ್ಷೆಗೊಳಪಡಿಸಿದೆವು.

وَقَطَعْنَاهُمْ فِي الْأَرْضِ أُمَّمًا مِنْهُمْ
الضَّالِّحُونَ وَمِنْهُمْ دُونَ ذَلِكَ وَبَلَوْنَاهُمْ
بِالْحَسَنَاتِ وَالسَّيِّئَاتِ لَعَلَّهُمْ يَرْجِعُونَ ﴿١٦٨﴾

169. ಹಿಂದಿನ ತಲೆಮಾರುಗಳ ಬಳಿಕ ದೇವಗ್ರಂಥದ ವಾರೀಸುದಾರರಾಗಿ ಇಹಲೋಕದ ತುಚ್ಛ ಲಾಭಗಳನ್ನು ಸಂಗ್ರಹಿಸುವವರು ಇವರ ಉತ್ತರಾಧಿಕಾರಿಗಳಾದರು. ನಾವು ಕ್ಷಮಿಸಲ್ಪಡುವೆವೆಂಬ ನಿರೀಕ್ಷೆ ನಮಗಿದೆಯೆಂದು ಇವರು ಹೇಳುತ್ತಾರೆ. ಅದೇ ಲೌಕಿಕ ಸಂಪತ್ತು ಪುನಃ ಅವರ ಮುಂದೆ ಬಂದಾಗ ಅದರ ಮುಂದೆ ಮುಗಿ ಬೀಳುತ್ತಾರೆ. ಅಲ್ಲಾಹನ ಹೆಸರಲ್ಲಿ ಸತ್ಯವಾದುದನ್ನೇ ಹೇಳಬೇಕೆಂದು ಗ್ರಂಥದ ಪ್ರಮಾಣವನ್ನು ಅವರಿಂದ ಪಡೆಯಲಾಗಿಲ್ಲವೇ?

فَخَلَفَ مِنْ بَعْدِهِمْ خَلْفٌ وَرِثُوا الْكِتَابَ
يَأْخُذُونَ عَرَضَ هَذَا الْأَدْنَى وَيَقُولُونَ
سَيَغْفِرَ لَنَا وَإِن يَأْتِهِمْ عَرَضٌ مِثْلَهُ
يَأْخُذُوهُ أَمْ كَمْ يُلْحَدُونَ عَلَيْهِمْ مَيْتَاتٍ
الْكِتَابِ أَنْ لَّا يَقُولُوا عَلَى اللَّهِ إِلَّا الْحَقَّ

45. ಆ ಪ್ರದೇಶದಲ್ಲಿ ಮೂರು ವಿಧದ ಜನರಿದ್ದರೆಂದು ಇದರಿಂದ ವ್ಯಕ್ತವಾಗುತ್ತದೆ. ಮೊದಲನೆಯದಾಗಿ ದೇವಾದೇಶಗಳನ್ನು ನಿರ್ಭೀಡವಾಗಿ ಉಲ್ಲಂಘಿಸುತ್ತಿದ್ದವರು, ಎರಡನೆಯ ವಿಭಾಗ ಸ್ವತಃ ದೇವಾದೇಶಗಳ ಉಲ್ಲಂಘನೆ ಮಾಡುತ್ತಿರಲಿಲ್ಲ, ಆದರೆ ಆಚ್ಛೋಲ್ಲಂಘನೆಯನ್ನು ಮೌನವಾಗಿ ಕುಳಿತು ನೋಡುತ್ತಿದ್ದರು. ಮಾತ್ರವಲ್ಲ ಈ ಕಿಡಿಗೇಡಿಗಳಿಗೆ ಉಪದೇಶ ಮಾಡುವುದರಿಂದೇನು ಫಲ ಎಂದು ಉಪದೇಶಕರಿಗೆ ಹೇಳುತ್ತಿದ್ದರು. ಮೂರನೆಯ ವಿಭಾಗದ ಜನರಿಗೆ, ತಮ್ಮ ಸತ್ಯವಿಶ್ವಾಸದ ವರ್ಚಿಸ್ಸಿನಿಂದಾಗಿ ದೇವಾದೇಶಗಳ ಬಹಿರಂಗ ಉಲ್ಲಂಘನೆ ಸಹ್ಯವಿರಲಿಲ್ಲ. ಆದ್ದರಿಂದ ಅವರು ಒಳಿತನ್ನು ಆಜ್ಞಾಪಿಸುವುದರಲ್ಲಿ ಮತ್ತು ಕೆಡುಕನ್ನು ವಿರೋಧಿಸುವುದರಲ್ಲಿ ಸಕ್ರಿಯವಾಗಿದ್ದರು. ಅಂತಾದರೂ ಈ ಅಪರಾಧಿಗಳು ಸನ್ಮಾರ್ಗಕ್ಕೆ ಬಂದು ಬಿಡಲಿ, ಒಂದು ವೇಳೆ ಅವರು ಸನ್ಮಾರ್ಗಕ್ಕೆ ಬರದಿದ್ದರೆ ಕನಿಷ್ಠಪಕ್ಷ ನಮ್ಮ ಕರ್ತವ್ಯವಾದರೂ ಈಡೇರಲಿ. ಅದರಿಂದ ದೇವನ ಮುಂದೆ ಸಾಕ್ಷ್ಯವನ್ನು ಒದಗಿಸಬಹುದಾಗಿದೆ ಎಂದವರು ಆಲೋಚಿಸಿದರು. ಆದ್ದರಿಂದ ಆ ಪ್ರದೇಶದ ಮೇಲೆ ದೇವಯಾತನೆ ಎರಗಿದಾಗ ಮೂರು ವಿಭಾಗಗಳ ಪೈಕಿ ಮೂರನೆಯ ವಿಭಾಗ ಮಾತ್ರ ಯಾತನೆಯಿಂದ ಸುರಕ್ಷಿತವಾಗುಳಿಯಿತು ಎಂದು ಕುರ್ಆನ್ ಹೇಳುತ್ತದೆ. ಏಕೆಂದರೆ ಅವರು ಮಾತ್ರ ದೇವನ ಮುಂದೆ ಉತ್ತರಕೊಡಬೇಕಾದ ಬಗ್ಗೆ ಚಿಂತಿತರಾಗಿದ್ದರು. ಅವರು ಮಾತ್ರ ತಮ್ಮ ನಿರಪರಾಧಿತ್ವದ ಸಾಕ್ಷ್ಯ ಒದಗಿಸಿದ್ದರು. ಆದರೆ ಉಳಿದವರು ವಿಭಾಗಗಳು ಅಕ್ರಮಿಗಳು ಎಂದು ಪರಿಗಣಿಸಲ್ಪಟ್ಟವು. ಅವರು ತಂತಮ್ಮ ಅಪರಾಧಕ್ಕನುಸಾರ ಶಿಕ್ಷೆಗೊಳಗಾದರು. ದೇವಾದೇಶಗಳನ್ನು ಸ್ಪಷ್ಟವಾಗಿ ಉಲ್ಲಂಘಿಸುತ್ತಿದ್ದವರನ್ನು ಮಾತ್ರ ಕಪಿಗಳನ್ನಾಗಿ ಮಾಡಲಾಯಿತು.

ಗ್ರಂಥದಲ್ಲಿ ಬರೆದಿರುವುದನ್ನು ಇವರು ಸ್ವತಃ ಓದಿರುತ್ತಾರೆ. ಪರಲೋಕದ ವಾಸಸ್ಥಳವಂತು ದೇವಭಯವುಳ್ಳವರಿಗೇ ಉತ್ತಮ.⁴⁶ ಇಷ್ಟನ್ನೂ ನೀವು ಗ್ರಹಿಸುವುದಿಲ್ಲವೇ?

170. ಗ್ರಂಥವನ್ನು ಅನುಸರಿಸುವವರು ಮತ್ತು ನಮಾಝನ್ನು ಸಂಸ್ಥಾಪಿಸಿ ಕೊಂಡವರು- ನಿಶ್ಚಯವಾಗಿಯೂ ಇಂತಹ ಸದಾಚಾರಿಗಳ ಸತ್ಕಲವನ್ನು ನಾವೆಂದಿಗೂ ನಷ್ಟಗೊಳಿಸಲಾರೆವು.

171. ನಾವು ಪರ್ವತವನ್ನೆತ್ತಿ ಭತ್ತಿಯಂತೆ ಅವರ ಮೇಲೆ ಹರಡಿದಾಗ ಅದು ತಮ್ಮ ಮೇಲೆ ಬಿದ್ದುಬಿಡುವುದೆಂದು ಅವರು ಶಂಕಿಸಿದ ಆ ಸಂದರ್ಭವೂ ಅವರಿಗೆ ನೆನಪಿದೆಯೇ? ಆಗ ನಾವು ಅವರೊಡನೆ, "ನಾವು ನಿಮಗೆ ಕೊಡುತ್ತಿರುವ ಗ್ರಂಥವನ್ನು ಬಿಗಿಯಾಗಿ ಹಿಡಿಯಿರಿ ಮತ್ತು ಅದರಲ್ಲಿ ಬರೆದಿರುವುದನ್ನು ನೆನಪಿಟ್ಟುಕೊಳ್ಳಿರಿ. ನೀವು ಧರ್ಮನಿಷ್ಠರಾಗಬಹುದು" ಎಂದು ಹೇಳಿದ್ದೆವು.

172. ಓ ಪೈಗಂಬರರೇ, ನಿಮ್ಮ ಪ್ರಭು ಆದಮರ ಪೀಳಿಗೆಯಿಂದ ಅವರ ಸಂತತಿಯನ್ನು ಹೊರತಂದಿದ್ದ ಹಾಗೂ ಅವರನ್ನು ಸ್ವತಃ ಅವರ ಮೇಲೆ ಸಾಕ್ಷಿಗಳಾಗಿ ಮಾಡುತ್ತಾ "ನಾನು ನಿಮ್ಮ ಪ್ರಭುವಲ್ಲವೇ?" ಎಂದು ಕೇಳಿದ್ದ ಸಂದರ್ಭವನ್ನು ಜನರಿಗೆ ನೆನಪಿಸಿರಿ. ಆಗ ಅವರು, "ಹೌದು, ಖಂಡಿತವಾಗಿಯೂ ನೀನೇ ನಮ್ಮ ಪ್ರಭು. ನಾವು ಇದಕ್ಕೆ ಸಾಕ್ಷ್ಯ ವಹಿಸುತ್ತೇವೆ"⁴⁷ ಎಂದರು. ನೀವು ಪುನರುತ್ಥಾನ ದಿನದಂದು "ನಾವು ಈ ಬಗ್ಗೆ ಅಜ್ಞರಾಗಿದ್ದೆವು" ಎಂದು ಹೇಳಿಬಿಡಬಾರದೆಂದು-

173. ಅಥವಾ 'ದೇವ ಸಹಭಾಗಿತ್ವ'ವನ್ನು ನಮಗಿಂತ ಮುಂಚೆ ನಮ್ಮ ಪೂರ್ವಿಕರು ಪ್ರಾರಂಭಿಸಿದ್ದರು, ನಾವು ಅವರ ಬಳಿಕ ಅವರ ಸಂತತಿಯಲ್ಲಿ ಜನಿಸಿದವರು, ಹೀಗಿರುವಾಗ ದುರಾಚಾರಿಗಳು ಮಾಡಿದ ಅಪರಾಧಕ್ಕಾಗಿ ನೀನು ನಮ್ಮನ್ನು ಹಿಡಿಯುವೆಯಾ?" ಎಂದು ಕೇಳಿಬಿಡಬಾರದೆಂದು ನಾವು ಹೀಗೆ ಮಾಡಿದ್ದೆವು.

وَدَرَسُوا مَا فِيهِ وَاللَّائِي الْآخِرَةَ خَيْرٌ
لِّلَّذِينَ يَتَّقُونَ أَفَلَا تَعْقِلُونَ ﴿٣٥﴾

وَالَّذِينَ يَسْتَكُونُوا بِالْكِتَابِ وَأَقَامُوا
الصَّلَاةَ إِنَّا لَا نُضِيعُ أَجْرَ الْمُصْلِحِينَ ﴿٣٦﴾

وَإِذْ تَنْقَعَا الْجَبَلِ فَوَجَّهْتُمْ كَأَنَّكُمْ ظِلٌّ
وَظِلٌّ آتَاكُمْ وَأَقْرَبُ بِهِمْ خُذُوا مَا آتَيْنَاكُمْ
بِقُوَّةٍ وَادْكُرُوا مَا فِيهِ لَعَلَّكُمْ تَتَّقُونَ ﴿٣٧﴾

وَإِذْ أَخَذَ رَبُّكَ مِنْ بَنِي آدَمَ مِنْ ظُهُورِهِمْ
ذُرِّيَّتَهُمْ وَأَشْهَدَهُمْ عَلَىٰ أَنفُسِهِمْ أَلَسْتُ
بِرَبِّكُمْ قَالُوا بَلَىٰ شَهِدْنَا أَن تَقُولُوا
يَوْمَ الْقِيَامَةِ إِنَّا كُنَّا عَنْ هَذَا غَافِلِينَ ﴿٣٨﴾

أَوْ تَقُولُوا إِنَّمَا أَشْرَكَ آبَاؤُنَا مِنْ قَبْلُ
وَكُنَّا ذُرِّيَّةً مِنْ بَعْدِهِمْ أَفَتُهْلِكُنَا
بِمَا فَعَلَ السُّبُطُونَ ﴿٣٩﴾

46. ಈ ವಾಕ್ಯವನ್ನು ಎರಡು ರೀತಿಯಲ್ಲಿ ಅನುವಾದಿಸಬಹುದು. ಮೊದಲನೆಯದು ನಾವು ಮೇಲೆ ಕೊಟ್ಟಿರುವ ಅನುವಾದ. ಇನ್ನೊಂದು "ದೇವಭಯ ಉಳ್ಳವರಿಗೆ ಪರಲೋಕದ ವಾಸಸ್ಥಳವೇ ಉತ್ತಮ" ಎಂದಾಗಿದೆ.

47. ಅನೇಕ ಪ್ರವಾದಿವಚನಗಳಿಂದ ವ್ಯಕ್ತವಾಗುವಂತೆ ಇದು ಆದಮರ(ಅ) ಸೃಷ್ಟಿಯ ವೇಳೆ ನಡೆದ ಘಟನೆ. ಆಗ ದೇವಚರನನ್ನೆಲ್ಲಾ ಸೇರಿಸಿ ಮೊದಲ ಮಾನವನ ಮುಂದೆ ಸಾಷ್ಟಾಂಗವೆರಗಿಸಲಾಗಿತ್ತು ಮತ್ತು ಭೂಮುಖದಲ್ಲಿ ಮಾನವನ 'ಖಿಲಾಫತ್' ಅನ್ನು ಘೋಷಿಸಲಾಗಿತ್ತು. ಅಂತೆಯೇ ಆ ದಿನ ಪ್ರಳಯಕಾಲದ ತನಕ ಹುಟ್ಟಿರುವ ಎಲ್ಲ ಮಾನವರಿಗೂ ಅಲ್ಲಾಹನು ಒಮ್ಮೆಲೇ ಅಸ್ತಿತ್ವ ಮತ್ತು ಪ್ರಜ್ಞೆಯನ್ನು ನೀಡಿ ತನ್ನ ಮುಂದೆ ಹಾಜರುಪಡಿಸಿ ತನ್ನ ಪ್ರಭುತ್ವದ ಬಗ್ಗೆ ಅವರಿಂದ ಸಾಕ್ಷ್ಯ ಪಡೆದಿದ್ದನು.

174. ನೋಡಿರಿ, ಹೀಗೆ ನಾವು ದೃಷ್ಟಾಂತಗಳನ್ನು ಸುಸ್ಪಷ್ಟವಾಗಿ ವಿವರಿಸುತ್ತೇವೆ.⁴⁸ ಇವರು ಮರಳಿ ಬರಬೇಕೆಂದೇ ಹೀಗೆ ಮಾಡುತ್ತೇವೆ.

وَكَذَلِكَ نُفَصِّلُ الْآيَاتِ لَعَلَّهُمْ يَرْجِعُونَ ﴿٧٤﴾

175. ಓ ಪೈಗಂಬರರೇ, ನಾವು ನಮ್ಮ ದೃಷ್ಟಾಂತಗಳ ಜ್ಞಾನವನ್ನು ದಯಪಾಲಿಸಿದ್ದರೂ ಅವುಗಳ ಪಾಲನೆಯಿಂದ ತಪ್ಪಿಸಿಕೊಂಡವನ ವೃತ್ತಾಂತವನ್ನೂ ಅವರ ಮುಂದೆ ವಿವರಿಸಿರಿ. ಕೊನೆಗೆ ಅವನು ಪಥಭ್ರಷ್ಟರಲ್ಲಿ ಸೇರಿ ಹೋಗುವಲ್ಲಿಯವರೆಗೂ ಶೈತಾನನು ಅವನ ಬೆಂಬತ್ತಿದನು.

وَإِن لَّعَلَّيْكُمْ نَبَأَ الَّذِي آتَيْنَاهُ آيَاتِنَا فَانْسَاهُ ﴿٧٥﴾ مِنْهَا فَأَتْبَعَهُ الشَّيْطَانُ فَكَانَ مِنَ الْغَايِبِينَ ﴿٧٥﴾

176. ನಾವಿಚ್ಛಿಸುತ್ತಿದ್ದರೆ ಆ ದೃಷ್ಟಾಂತಗಳ ಮೂಲಕ ಅವನಿಗೆ ಔನ್ನತ್ಯ ದಯಪಾಲಿಸುತ್ತಿದ್ದೆವು. ಆದರೆ ಅವನಂತು ನೆಲದ ಕಡೆಗೇ ಬಾಗಿ ಬಿಟ್ಟನು ಮತ್ತು ತನ್ನ ಇಂದ್ರಿಯಾಸಕ್ತಿಗಳನ್ನೇ ಹಿಂಬಾಲಿಸಿದನು. ಆದುದರಿಂದ ಅವನ ಪರಿಸ್ಥಿತಿಯು ನಾಯಿಯಂತಾಯಿತು. ನೀವು ಅದರ ಮೇಲೆ ದಾಳಿ ಮಾಡಿದರೂ ಅದು ನಾಲಗೆಯನ್ನು ಹೊರ ಚಾಚಿಕೊಂಡಿರುವುದು.⁴⁹ ಅದನ್ನು ಬಿಟ್ಟು ಬಿಟ್ಟರೂ ಅದು ನಾಲಗೆಯನ್ನು ಹೊರ ಚಾಚಿಕೊಂಡಿರುವುದು. ಇದುವೇ ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸುವವರಿಗೆ ಇರುವ ಉಪಮೆ. ನೀವು ಈ ವೃತ್ತಾಂತಗಳನ್ನು ಇವರಿಗೆ ಹೇಳುತ್ತಲಿರಿ. ಇವರು ಕೊಂಚಿ ಚಿಂತಿಸಲಿ.

وَكَوَشْتْنَا لَكَرَفَعْنَاهُ بِهَا وَلَكِنَّهُ أَخْلَدَ إِلَى الْأَرْضِ وَاتَّبَعَ هَوَاهُ فَمَسَلَهُ الْمَكَلُ الْكَلْبِ إِنَّ تَحْوِيلَ عَلَيْهِ يَلْهَثُ أَوْ تَتْرُكُهُ يَلْهَثُ ذَلِكُمْ مَثَلُ الْقَوْمِ الَّذِينَ كَذَّبُوا بِآيَاتِنَا فَاقْصُصِ الْقَصَصَ لَعَلَّهُمْ يَتَفَكَّرُونَ ﴿٧٦﴾

177. ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸಿದವರ ಉದಾಹರಣೆಯು ಅತ್ಯಂತ ನಿಕ್ಕಷ್ಟವಾಗಿದೆ ಮತ್ತು ಅವರು ತಮ್ಮ ಮೇಲೆ ತಾವೇ ಅಕ್ರಮವೆಸಗುತ್ತಿದ್ದಾರೆ.

سَاءَ مَثَلًا الْقَوْمِ الَّذِينَ كَذَّبُوا بِآيَاتِنَا ﴿٧٧﴾ وَأَنْفُسُهُمْ كَانُوا يَظْلِمُونَ ﴿٧٧﴾

178. ಅಲ್ಲಾಹನು ಯಾರಿಗೆ ಸನ್ಮಾರ್ಗದರ್ಶನ ಮಾಡುತ್ತಾನೋ ಅವನೇ ಸನ್ಮಾರ್ಗ ಹೊಂದುತ್ತಾನೆ ಮತ್ತು ಅಲ್ಲಾಹನು ತನ್ನ ಮಾರ್ಗದರ್ಶನದಿಂದ ಯಾರನ್ನು ವಂಚಿಸುತ್ತಾನೋ ಅವನೇ ವಿಫಲನೂ ಹತಾಶನೂ ಆಗಿರುತ್ತಾನೆ.

مَنْ يَهْدِ اللَّهُ فَهُوَ الْمُهْتَدِىٌّ وَمَنْ يُضِلِّ اللَّهُ فَمَا وَلِيَّكَ هُمْ الْخٰسِرُونَ ﴿٧٨﴾

48. ಅರ್ಥಾತ್- ಮನುಷ್ಯನ ವ್ಯಕ್ತಿತ್ವದಲ್ಲೇ ಇರುವ ಸತ್ಯವನ್ನು ಗುರುತಿಸಬಲ್ಲ ಚಿಹ್ನೆಗಳು ಸನ್ಮಾರ್ಗದ ಕಡೆಗೆ ಅವನಿಗೆ ಮಾರ್ಗದರ್ಶನವೀಯುತ್ತವೆ.
49. ವ್ಯಾಖ್ಯಾನಕಾರರು ಈ ಉದಾಹರಣೆಯನ್ನು ಪ್ರವಾದಿವರ್ಯರ(ಸ) ಕಾಲದ ಮತ್ತು ಅದಕ್ಕಿಂತ ಮೊದಲು ಇತಿಹಾಸದಲ್ಲಿ ಆಗಿ ಹೋದ ಅನೇಕ ವ್ಯಕ್ತಿಗಳಿಗೆ ಅನ್ವಯಗೊಳಿಸಿದ್ದಾರೆ. ವಾಸ್ತವದಲ್ಲಿ ಈ ಉದಾಹರಣೆ ಅನ್ವಯವಾಗುವ ಆ ನಿರ್ದಿಷ್ಟ ವ್ಯಕ್ತಿ ಅಗೋಚರವಾಗಿದ್ದಾನೆ. ಆದರೆ ಅಂತಹ ಗುಣಗಳನ್ನು ಹೊಂದಿರುವ ಪ್ರತಿಯೊಬ್ಬ ವ್ಯಕ್ತಿಗೂ ಈ ಉದಾಹರಣೆ ಅನ್ವಯವಾಗುತ್ತದೆ. ಅಲ್ಲಾಹನು ಅಂತಹ ವ್ಯಕ್ತಿಯನ್ನು ನಾಯಿಗೆ ಹೋಲಿಸಿದ್ದಾನೆ. ಸದಾ ನೇತಾಡುವ ಅದರ ನಾಲಗೆ ಮತ್ತು ನಿರಂತರ ಸುರಿಯುವ ಅದರ ಜೊಲ್ಲು ಎಂದೂ ತಣಿಯದ ದುರಾಸೆಯ ಅಗ್ನಿ ಮತ್ತು ಯಾವುದರಿಂದಲೂ ತೃಪ್ತವಾಗದ ದುಷ್ಟ ಸಂಕಲ್ಪವನ್ನು ಸೂಚಿಸುತ್ತದೆ. ಈ ಹೋಲಿಕೆಯು ಲೌಕಿಕ ಮೋಹದಲ್ಲಿ ಅಂಧನಾದವನನ್ನು ನಮ್ಮ ಭಾಷೆಯಲ್ಲಿ ನಾಯಿ ಎನ್ನುವಂತೆಯೇ ಇದೆ.

179. ಅನೇಕ 'ಯಕ್ಷ' ಮತ್ತು ಮನುಷ್ಯರನ್ನು ನಾವು ನರಕಕ್ಕಾಗಿಯೇ ಸೃಷ್ಟಿಸಿದ್ದೇವೆಂಬುದು ವಾಸ್ತವ. ಅವರಿಗೆ ಹೃದಯಗಳಿವೆ ಆದರೆ ಅವರು ಅದರಿಂದ ವಿವೇಚಿಸುವುದಿಲ್ಲ. ಅವರಿಗೆ ಕಣ್ಣು ಗಳಿವೆ ಆದರೆ ಅವರು ಅವುಗಳಿಂದ ವೀಕ್ಷಿಸುವುದಿಲ್ಲ. ಅವರಿಗೆ ಕಿವಿಗಳಿವೆ ಆದರೆ ಅವರು ಅವುಗಳಿಂದ ಆಲಿಸುವುದಿಲ್ಲ. ಅವರು ಪ್ರಾಣಿಗಳಂತಿದ್ದಾರೆ ಮಾತ್ರವಲ್ಲ ಅವುಗಳಿಗಿಂತಲೂ ದಾರಿಗಟ್ಟಿ ವರು. ಅವರು ಅಲಕ್ಷ್ಯರಾಗಿದ್ದಾರೆ.⁵⁰

وَلَقَدْ ذَرَأْنَا لِجَهَنَّمَ كَثِيرًا مِّنَ الْجِنِّ
وَالنَّاسِ لَكِهِمْ قُلُوبٌ لَّا يَفْقَهُونَ بِهَا
وَلَهُمْ أَعْيُنٌ لَّا يُبْصِرُونَ بِهَا وَلَهُمْ آذَانٌ
لَّا يَسْمَعُونَ بِهَا أُولَٰئِكَ كَانُوا لَنَا مَرْبُورًا
هُم أَصْلٌ أُولَٰئِكَ هُمُ الْغَافِلُونَ ﴿٥٠﴾

180. ಅಲ್ಲಾಹನು ಉತ್ತಮ ನಾಮಗಳಿಗೆ ಅರ್ಹನಾಗಿದ್ದಾನೆ. ಅವನನ್ನು ಉತ್ತಮ ನಾಮಗಳಿಂದಲೇ ಕರೆಯಿರಿ. ಅವನ ನಾಮಗಳನ್ನಿಡುವುದರಲ್ಲಿ ಅತಿರೇಕವೆಸಗುವವರನ್ನು ಬಿಟ್ಟು ಬಿಡಿರಿ. ಅವರು ಮಾಡುವುದರ ಪ್ರತಿಫಲವನ್ನು ಅವರು ಪಡೆದೇ ತೀರುವರು.⁵¹

وَلِلّٰهِ الْأَسْمَاءُ الْحُسْنَىٰ فَادْعُوهُ بِهَا
وَذُرُوا الَّذِينَ يُدْعُونَ فِي أَسْمَائِهِ
سُبْحَانَ مَا كَانُوا يَعْبُدُونَ ﴿٥١﴾

181. ನಮ್ಮ ಸೃಷ್ಟಿಯಲ್ಲಿ ನಿಖರವಾಗಿ ಸತ್ಯದಂತೆ ಮಾರ್ಗದರ್ಶನ ಮತ್ತು ಅದರಂತೆ ನ್ಯಾಯ ಪಾಲಿಸುವ ಒಂದು ಪಂಗಡವೂ ಇದೆ.

وَمِمَّنْ خَلَقْنَا أُمَّةٌ يَّهْتَدُونَ بِالْحَقِّ وَ
بِهِ يَعْدُونَ ﴿٥٢﴾

182. ನಮ್ಮ ದೃಷ್ಟಾಂತವನ್ನು ಸುಳ್ಳಾಗಿಸಿದವರನ್ನು ನಾವು ಕ್ರಮೇಣ ಅವರಿಗೆ ಅರಿವೇ ಆಗದಂತೆ ವಿನಾಶದ ಕಡೆಗೆ ಒಯ್ಯುವೆವು.

وَالَّذِينَ كَذَّبُوا بِآيَاتِنَا سَنَسْتَدْرِجُهُمْ
مِّنْ حَيْثُ لَا يَعْلَمُونَ ﴿٥٣﴾

183. ನಾನು ಅವರಿಗೆ ಸಡಿಲು ಬಿಡುತ್ತಿದ್ದೇನೆ. ನನ್ನ ತಂತ್ರವು ಅತ್ಯಂತ ಅಬೇಧ್ಯವಾದುದು.

وَأُمْلِي لَهُمْ إِنَّ كَيْدِي مَتِينٌ ﴿٥٤﴾

184. ಇವರೆಂದೂ ಚಿಂತಿಸಿಲ್ಲವೇ? ಇವರ ಸಂಗಾತಿಯ ಮೇಲೆ ಹುಚ್ಚಿನ ಯಾವ ಪ್ರಭಾವವೂ ಇಲ್ಲ.⁵² ಅವರು (ದುಷ್ಟರಿಣಾಮ ಮುಂದೆ ಬರುವುದಕ್ಕೆ ಮುಂಚೆಯೇ) ಸುಸ್ವಪ್ನ ಎಚ್ಚರಿಕೆ ನೀಡುತ್ತಿದ್ದಾರೆ.

أَوَلَمْ يَتَفَكَّرُوا لِمَا بَصَّاهُم مِّنْ جَنَّةٍ
إِن هُوَ إِلَّا نَذِيرٌ مُّبِينٌ ﴿٥٥﴾

50. ಅರ್ಥಾತ್- ನಾವು ಅವರನ್ನು ಹೃದಯ, ಮೆದುಳು, ಕಣ್ಣು ಮತ್ತು ಕಿವಿಗಳನ್ನು ನೀಡಿ ಕಳುಹಿಸಿದ್ದೆವು. ಆದರೆ ಆ ಅಕ್ರಮಿಗಳು ಅದರಿಂದ ಯಾವುದೇ ಪ್ರಯೋಜನವನ್ನು ಪಡೆಯಲಿಲ್ಲ. ಬದಲಾಗಿ ತಮ್ಮ ದುಷ್ಟತ್ವಗಳಿಂದಾಗಿ ಕೊನೆಗೆ ನರಕಕ್ಕೆ ಅರ್ಹರಾದರು.

51. "ಉತ್ತಮ ಹೆಸರುಗಳು" ಎಂದರೆ ದೇವನ ಮಹಾನತೆ, ಶ್ರೇಷ್ಠತೆ, ಪಾವಿತ್ರತೆ, ಪಾವನತೆ ಮತ್ತು ಅವನ ಸಮಗ್ರ ಗುಣವಿಶೇಷತೆಗಳು ಪ್ರಕಟಗೊಳ್ಳುವ ಹೆಸರುಗಳಾಗಿವೆ. "ಅಲ್ಲಾಹನಿಗೆ ಹೆಸರುಗಳನ್ನಿಡುವುದರಲ್ಲಿ ಸತ್ಯದಿಂದ ವಿಮುಖನಾಗುವುದು" ಎಂದರೆ ದೇವನ ಸ್ಥಾನಕ್ಕೆ ಒಗ್ಗದ, ಅವನ ಘನತೆಗೆ ತಕ್ಕದಲ್ಲದ, ದೋಷ ಮತ್ತು ಕುಂದುಕೊರತೆಗಳನ್ನು ಬಿಂಬಿಸುವ ಅಥವಾ ಆ ಮಹಾಮಹಿಮನ ಬಗ್ಗೆ ತಪ್ಪಾದ ವಿಶ್ವಾಸ ಮತ್ತು ಶ್ರದ್ಧೆಯನ್ನು ಪ್ರಕಟಿಸುವಂತಹ ಹೆಸರುಗಳು.

52. ಇಲ್ಲಿ 'ಸಂಗಾತಿ' ಎಂದರೆ ಪ್ರವಾದಿವರ್ಯರು(ಸ) ಅವರನ್ನು ಮಕ್ಕಾದ ಜನರ ಸಂಗಾತಿಯೆಂದು ಏಕೆ ಹೇಳಲಾಗಿದೆಯೆಂದರೆ ಅವರು ಮಕ್ಕಾದವರ ಪಾಲಿಗೆ ಅಪರಿಚಿತರಾಗಿರಲಿಲ್ಲ. ಅವರ ಮಧ್ಯೆಯೇ ಪ್ರವಾದಿವರ್ಯರು(ಸ) ಹುಟ್ಟಿದರು. ಅವರ ನಡುವೆಯೇ ಜೀವಿಸಿ ಬಾಲ್ಯ, ಯೌವನ ಮತ್ತು ವೃದ್ಧಾಪ್ಯವನ್ನು ಕಳೆದರು. ಪ್ರವಾದಿತ್ವಕ್ಕೆ ಮೊದಲು ಅವರ ಇಡೀ ಜನಾಂಗ ಅವರನ್ನೊಬ್ಬ ಸಚ್ಚರಿತ ಮತ್ತು

185. ಇವರು ಭೂಮಿ-ಆಕಾಶಗಳ ವ್ಯವಸ್ಥೆಯ ಕುರಿತು ಎಂದಾದರೂ ವಿವೇಚಿಸಲಿಲ್ಲವೇ? ಅಲ್ಲಾಹನು ಸೃಷ್ಟಿಸಿರುವ ಯಾವ ವಸ್ತುವನ್ನೇ ಆದರೂ ಕಣ್ತೆರೆದು ನೋಡಲಿಲ್ಲವೇ? ಪ್ರಾಯಶಃ ಇವರ ಜೀವನಾವಧಿಯು ಪೂರ್ಣಗೊಳ್ಳುವ ಕಾಲ ಸಮೀಪಿಸಿರಬಹುದೆಂಬುದನ್ನು ಇವರು ಯೋಚಿಸಲಿಲ್ಲವೇ? ಪ್ರವಾದಿಯವರ ಈ ಎಚ್ಚರಿಕೆಯ ಬಳಿಕವೂ (ವಿಶ್ವಾಸ ವಿಡದವರು) ಇನ್ನಾವ ಮಾತಿನಿಂದ ವಿಶ್ವಾಸವಿಡಬಹುದು?

أَوَلَمْ يَنْظُرُوا فِي مَلَكُوتِ السَّمَوَاتِ وَالْأَرْضِ
وَمَا خَلَقَ اللَّهُ مِنْ شَيْءٍ لَوْ أَنْ عَلَيَّ أَنْ
يَكُونَنَّ قَدْ أَفْتَرَبَ أَجْلَهُمْ فَبِأَيِّ حَدِيثٍ
بَعْدَهُ يُؤْمِنُونَ ﴿٥٥﴾

186. ಅಲ್ಲಾಹನು ಮಾರ್ಗದರ್ಶನದಿಂದ ಯಾರನ್ನಾದರೂ ವಂಚಿಸಿ ಬಿಟ್ಟರೆ ಅವನಿಗೆ ಇನ್ನಾರೂ ಮಾರ್ಗದರ್ಶಕನಿಲ್ಲ ಮತ್ತು ಅಲ್ಲಾಹನು ಅವರನ್ನು ಅವರ ಉದ್ಧಟತನದಲ್ಲೇ ಅಲೆದಾಡುತ್ತಿರಲು ಬಿಟ್ಟುಬಿಡುತ್ತಾನೆ.

مَنْ يُضِلِلِ اللَّهُ فَمَا لَهُادِكُ لَهُ وَيَدْرُهِمْ
فِي طُغْيَانِهِمْ يَعْمَهُونَ ﴿٥٦﴾

187. ಆ ನಿರ್ಣಾಯಕ ದಿನದ ಘಳಿಗೆ ಬರುವುದಾದರೂ ಯಾವಾಗ? ಎಂದು ಇವರು ನಿಮ್ಮೊಡನೆ ಕೇಳುತ್ತಾರೆ. "ಅದರ ಜ್ಞಾನವು ನನ್ನ ಪ್ರಭುವಿನ ಬಳಿಯೇ ಇದೆ. ಅದನ್ನು ಅದರ ನಿಶ್ಚಿತ ಸಮಯದಲ್ಲಿ ಅವನೇ ಪ್ರಕಟಗೊಳಿಸುವನು. ಭೂಮಿ-ಆಕಾಶಗಳಲ್ಲಿ ಅದು ಅತ್ಯಂತ ಕಠಿಣ ಕಾಲವಾಗಿರುವುದು. ಅದು ನಿಮ್ಮ ಮೇಲೆ ಹಠಾತ್ತನೆ ಬರುವುದು" ಎಂದು ಹೇಳಿರಿ. ನೀವು ಅದರ ಶೋಧನೆಯಲ್ಲೇ ಬಿದ್ದಿರುವಿರೋ ಎಂಬಂತೆ ಇವರು ಅದರ ಕುರಿತಾಗಿ ನಿಮ್ಮೊಡನೆ ಪ್ರಶ್ನಿಸುತ್ತಾರೆ. ಹೇಳಿರಿ: "ಅದರ ಅರಿವು ಅಲ್ಲಾಹನಿಗೆ ಮಾತ್ರವಿದೆ. ಆದರೆ ಹೆಚ್ಚಿನವರು ಈ ವಾಸ್ತವಿಕತೆಯಿಂದ ಅಜ್ಞರಾಗಿದ್ದಾರೆ."

يَسْأَلُونَكَ عَنِ السَّاعَةِ أَيَّانَ مُرْسَاهَا قُلْ
إِنَّمَا عِلْمُهَا عِنْدَ رَبِّي لَا يُجَلِّيهَا لِوَقْتِهَا
إِلَّا هُوَ ۚ تَقَلَّتْ فِي السَّمَوَاتِ وَالْأَرْضِ
لَا تَأْتِيكُمْ إِلَّا بَغْتَةً ۚ يَسْأَلُونَكَ كَأَنَّكَ
حَافِيٌّ عَنْهَا قُلْ إِنَّمَا عِلْمُهَا عِنْدَ اللَّهِ
وَلَكِنَّ أَكْثَرَ النَّاسِ لَا يَعْلَمُونَ ﴿٥٧﴾

188. ಓ ಪೈಗಂಬರರೇ, ಇವರೊಡನೆ ಹೀಗೆ ಹೇಳಿರಿ: "ನನ್ನ ಸ್ವಂತ ಹಿತಾಹಿತಗಳ ಅಧಿಕಾರ ನನಗಿಲ್ಲ. ಅಲ್ಲಾಹನು ಯಾವುದನ್ನು ಇಚ್ಛಿಸುತ್ತಾನೋ ಅದು ಆಗುತ್ತದೆ. ಮತ್ತು ನನಗೆ 'ಪರೋಕ್ಷ ಜ್ಞಾನ'ವಿರುತ್ತಿದ್ದರೆ ನಾನು ಅನೇಕ ಲಾಭಗಳನ್ನು ನನಗಾಗಿ ಒದಗಿಸಿಕೊಳ್ಳುತ್ತಿದ್ದೆ ಮತ್ತು ನನಗೆಂದೂ ಹಾನಿ ತಟ್ಟುತ್ತಿರಲಿಲ್ಲ. ನನ್ನ ಮಾತಿನ ಮೇಲೆ ವಿಶ್ವಾಸವಿಡುವವರಿಗೆ ನಾನು ಕೇವಲ ಎಚ್ಚರಿಕೆ ಕೊಡುವವನೂ ಸುವಾರ್ತೆ ನೀಡುವವನೂ ಆಗಿರುತ್ತೇನೆ."

قُلْ لَا أَمْلِكُ لِنَفْسِي نَفْعًا وَلَا ضَرًّا إِلَّا
مَا شَاءَ اللَّهُ ۚ وَلَوْ كُنْتُ أَعْلَمُ الْغَيْبِ
لَأَسْتَكْتَرْتُ مِنَ الْخَيْرِ ۚ وَمَا مَسَّنِيَ
السُّؤْمُورُ ۚ إِنْ أَنَا إِلَّا نَذِيرٌ وَبَشِيرٌ
لِّقَوْمٍ يُؤْمِنُونَ ﴿٥٨﴾

ಸದ್ಭಾವಿಯಿರುವ ವ್ಯಕ್ತಿಯೆಂಬ ನೆಲೆಯಿಂದ ಅರಿತಿತ್ತು. ಆದರೆ ಪ್ರವಾದಿತ್ವದ ನಂತರ ಅವರು ದೇವಸಂದೇಶವನ್ನು ತಲಪಿಸಲು ಆರಂಭಿಸಿದಾಗ ಇದ್ದಕ್ಕಿದ್ದಂತೆಯೇ ಅವರನ್ನು ಹುಚ್ಚನೆನ್ನಲಾಯಿತು. ಅವರು ಹುಚ್ಚನೆನ್ನುತ್ತಿದ್ದುದು ಪ್ರವಾದಿತ್ವಕ್ಕೆ ಮೊದಲಿನ ಅವರ ಮಾತುಗಳ ಕುರಿತಾಗಿರಲಿಲ್ಲ. ಬದಲಾಗಿ ಪ್ರವಾದಿತ್ವದ ನಂತರದ ಅವರ ಸಂದೇಶದ ಕುರಿತಾಗಿತ್ತು ಎಂದು ಇದರಿಂದ ವ್ಯಕ್ತವಾಗುತ್ತದೆ. ಆದ್ದರಿಂದಲೇ "ಈ ಮಾತುಗಳಲ್ಲಿ ಹುಚ್ಚಿನ ಯಾವ ಅಂಶವಿದೆ? ಅವರೆಂದಾದರೂ ಆಲೋಚಿಸಿದ್ದಾರೆಯೇ?" ಎಂದು ಇಲ್ಲಿ ಕೇಳಲಾಗುತ್ತಿದೆ.

189. ನಿಮ್ಮನ್ನು ಒಂದು ವ್ಯಕ್ತಿಯಿಂದ ಸೃಷ್ಟಿಸಿದವನು ಅಲ್ಲಾಹನೇ ಆಗಿರುತ್ತಾನೆ ಮತ್ತು ಅವನು ಅದೇ ವ್ಯಕ್ತಿಯಿಂದ ಅದರ ಜೋಡಿಯನ್ನು ಉಂಟು ಮಾಡಿದನು. (ಇದು) ಅವಳಿಂದ ಮನಶ್ಯಾಂತಿ ಪಡೆಯಲಿಕ್ಕಾಗಿ. ಅನಂತರ ಪುರುಷನು ಸ್ತ್ರೀಯೊಂದಿಗೆ ಸಂಯೋಗಿಸಿದಾಗ ಅವಳಿಗೆ ಒಂದು ಲಘುವಾದ ಗರ್ಭಧಾರಣೆ ಯಾಯಿತು. ಅವಳು ಅದನ್ನು ಹೊತ್ತುಕೊಂಡೇ ನಡೆಯುತ್ತಿದ್ದಳು. ಅದು ಭಾರವಾದಾಗ ಅವರಿಬ್ಬರು ಒಟ್ಟಾಗಿ ತಮ್ಮ ಪ್ರಭುವಾದ ಅಲ್ಲಾಹನೊಡನೆ, "ನೀನು ನಮಗೆ ಉತ್ತಮ ಮಗುವನ್ನಿತ್ತರೆ ನಾವು ನಿನಗೆ ಕೃತಜ್ಞರಾಗುವೆವು" ಎಂದು ಪ್ರಾರ್ಥಿಸಿದರು.

هُوَ الَّذِي خَلَقَكُمْ مِنْ نَفْسٍ وَاحِدَةٍ
وَجَعَلَ مِنْهَا زَوْجَهَا لِيَسْكُنَ إِلَيْهَا
فَلَمَّا تَغَشَّهَا حَمَلَتْ حَمْلًا خَفِيًّا فَنَزَّتِ
بِهِ فَلَمَّا أَفْعَلَتْ دَعَا اللَّهَ رَبَّهُمَا لَئِنْ
آتَيْتَنَا صَالِحًا لَنُكَفِّرَنَّ مِنَ الشُّكْرِينَ ﴿٣٣﴾

190. ಆದರೆ ಅಲ್ಲಾಹನು ಅವರಿಗೊಂದು ಉತ್ತಮ ಮಗುವನ್ನು ನೀಡಿದಾಗ ಅವರು ಅವನ ಕೊಡುಗೆಯಲ್ಲಿ ಇತರರನ್ನು ಅವನ ಸಹಭಾಗಿಗಳಾಗಿ ಮಾಡತೊಡಗಿದರು.⁵³ ಅಲ್ಲಾಹನು, ಅವರು ಸಹಭಾಗಿಗಳಾಗಿರುವ ವಿಷಯಗಳಿಗಿಂತ ಅತ್ಯುನ್ನತನಾಗಿರುತ್ತಾನೆ.

فَلَمَّا آتَاهُمَا صَالِحًا جَعَلْنَا لَهُ شُرَكَاءَ
فِيمَا آتَاهُمَا ۖ فَتَعَالَى اللَّهُ عَمَّا يُشْرِكُونَ ﴿٣٤﴾

191. ಯಾವುದನ್ನೂ ಸೃಷ್ಟಿಸಲಾಗದೆ ಸ್ವತಃ ಸೃಷ್ಟಿಸಲ್ಪಟ್ಟವುಗಳನ್ನು ಅಲ್ಲಾಹನ ಸಹಭಾಗಿಗಳಾಗಿ ಮಾಡುವವರು ಎಂತಹ ತಿಳಿಗೇಡಿಗಳು?

يُشْرِكُونَ مَا لَا يَخْلُقُ شَيْئًا وَهُمْ يُخْفُونَ ﴿٣٥﴾

192. ಅವು ಇವರಿಗೆ ಸಹಾಯ ಮಾಡಲಾರವು. ಸ್ವತಃ ತಮ್ಮ ಸಹಾಯ ಮಾಡಿಕೊಳ್ಳಲೂ ಅಶಕ್ತವಾಗಿವೆ.

وَلَا يَسْتَطِيعُونَ لَهُمْ نَصْرًا وَلَا
أَنْفُسَهُمْ يَنْصُرُونَ ﴿٣٦﴾

193. ನೀವು ಅವರನ್ನು ಸನ್ಮಾರ್ಗದ ಕಡೆಗೆ ಬರಲು ಕರೆಕೊಟ್ಟರೆ ಅವರು ನಿಮ್ಮನ್ನು ಹಿಂಬಾಲಿಸಲಾರರು. ನೀವು ಅವರನ್ನು ಕರೆದರೂ ಕರೆಯದಿದ್ದರೂ ಎರಡೂ ನಿಮ್ಮ ಮಟ್ಟಿಗೆ ಸರಿಸಮಾನ ವಿರುವುದು.⁵⁴

وَإِنْ تَدْعُهُمْ إِلَى الْهُدَى لَا يُتَّبِعُوكُمْ
سِوَاءَ عَلَيْكُمْ أَدْعَاؤُهُمْ أَمْ
أَنْتُمْ صَامِتُونَ ﴿٣٧﴾

53. ಅರ್ಥಾತ್- ಸಂತಾನ ಭಾಗ್ಯವನ್ನು ನೀಡುವವನು ಅಲ್ಲಾಹನಾಗಿದ್ದಾನೆ. ಮಹಿಳೆಯ ಉದರದಲ್ಲಿ ಅಲ್ಲಾಹನು ಹಾವು, ಕೋತಿ ಅಥವಾ ವಿಚಿತ್ರ ಪ್ರಾಣಿಯೊಂದನ್ನು ಸೃಷ್ಟಿಸಿದರೆ ಯಾರಿಗೂ ಅದರ ಆಕಾರವನ್ನು ಬದಲಿಸಲು ಸಾಧ್ಯವಿಲ್ಲ. ಅಥವಾ ಮಗುವನ್ನು ಗರ್ಭದಲ್ಲೇ ಅವನು ಕುರುಡ, ಕಿವುಡ, ಕುಂಟ ಅಥವಾ ಅಂಗವಿಕಲನಾಗಿ ಮಾಡಿದರೆ ಇಲ್ಲವೇ ಅದರ ದೈಹಿಕ, ಮಾನಸಿಕ ಶಕ್ತಿಗಳಲ್ಲಿ ಯಾವುದಾದರೂ ದೌರ್ಬಲ್ಯವನ್ನು ಉಂಟುಮಾಡಿದರೆ ಅದನ್ನು ಬದಲಾಯಿಸಲು ಯಾರೂ ಶಕ್ತರಲ್ಲ. ಬಹುದೇವಾರಾಧಕರೂ ಏಕದೇವಾರಾಧಕರಷ್ಟೇ ಈ ಸತ್ಯವನ್ನು ಅರಿತಿದ್ದಾರೆ. ಆದ್ದರಿಂದಲೇ ಗರ್ಭಾವಸ್ಥೆಯಲ್ಲಿ ಆರೋಗ್ಯವಂತ ಮಗು ಹುಟ್ಟುವ ಬಗ್ಗೆ ಅಲ್ಲಾಹನಲ್ಲಿಯೇ ಪೂರ್ಣ ಭರವಸೆಯಿರಿಸಲಾಗುತ್ತದೆ. ಆದರೆ ಅವರ ಭರವಸೆ ಈಡೇರಿ ಚಂದಿರನಂತಹ ಮಗು ಹುಟ್ಟಿದರೆ ಕೃತಜ್ಞತಾರ್ಪಣೆಗಾಗಿ ದೇವಿ, ದೇವತೆ, ಅವತಾರ ಮತ್ತು ಪುಣ್ಯಪುರುಷರ ಹೆಸರಲ್ಲಿ ಹರಕೆ ಒಪ್ಪಿಸಲಾಗುತ್ತದೆ. ಅದು ದೇವೇತರರ ಕೃಪೆಯಿಂದಾಗಿ ಹುಟ್ಟಿದೆಯೇನೋ ಎಂಬಂತಹ ಹೆಸರನ್ನು ಅದಕ್ಕೆ ಇಡಲಾಗುತ್ತದೆ.

54. ಅರ್ಥಾತ್- ಈ ಬಹುದೇವಾರಾಧಕರ ಮಿಥ್ಯ ಆರಾಧ್ಯರುಗಳು ತಮ್ಮ ಭಕ್ತರಿಗೆ ಸನ್ಮಾರ್ಗ ತೋರುವುದಂತಿರಲಿ, ಸ್ವತಃ ಯಾವುದೋ

194. ನೀವು ಅಲ್ಲಾಹನನ್ನು ಬಿಟ್ಟು ಯಾರನ್ನು ಕೂಗಿ ಕರೆಯುತ್ತೀರೋ ಅವರೂ ನಿಮ್ಮಂತಿರುವ ದಾಸರೇ. ಅವರ ಬಗ್ಗೆ ನಿಮ್ಮ ವಿಚಾರಗಳು ಸರಿಯಾಗಿದ್ದರೆ ನೀವು ಅವರನ್ನೊಮ್ಮೆ ಪ್ರಾರ್ಥಿಸಿ, ನಿಮ್ಮ ಪ್ರಾರ್ಥನೆಗೆ ಉತ್ತರ ಕೊಡುತ್ತಾರೋ ನೋಡಿರಿ.

إِنَّ الَّذِينَ تَدْعُونَ مِنْ دُونِ اللَّهِ عِبَادٌ
أَمْثَلَكُمْ فَادْعُوهُمْ فَلْيَسْتَجِيبُواكُمْ
إِنْ كُنْتُمْ صَادِقِينَ ﴿٩٥﴾

195. ಅವರಿಗೆ ನಡೆಯಲು ಕಾಲುಗಳಿವೆಯೇ? ಅವರಿಗೆ ಹಿಡಿಯಲು ಕೈಗಳಿವೆಯೇ? ಅವರಿಗೆ ನೋಡಲು ಕಣ್ಣುಗಳಿವೆಯೇ? ಅವರಿಗೆ ಕೇಳಲು ಕಿವಿಗಳಿವೆಯೇ? ಓ ಪೈಗಂಬರರೇ, ಇವರೊಡನೆ ಹೇಳಿರಿ: ನೀವು (ಅಲ್ಲಾಹನ) ಭಾಗೀದಾರರಾಗಿಸಿದವರನ್ನು ಕರೆದುಕೊಳ್ಳಿರಿ. ತರುವಾಯ ನೀವೆಲ್ಲರೂ ಸೇರಿ ನನ್ನ ವಿರುದ್ಧ ಕಾರ್ಯಾಚರಣೆ ನಡೆಸಿರಿ ಮತ್ತು ನನಗೆ ಕಿಂಚಿತ್ತೂ ಕಾಲಾವಕಾಶ ಕೊಡಬೇಡಿರಿ.

أَلَهُمْ أَرْجُلٌ يَمْشُونَ بِهَا أَمْ لَهُمْ
أَيْدٍ يَبْطِشُونَ بِهَا أَمْ لَهُمْ أَعْيُنٌ
يُبْصِرُونَ بِهَا أَمْ لَهُمْ أذانٌ يَسْمَعُونَ
بِهَا قُلْ ادْعُوا شُرَكَاءَكُمْ ثُمَّ كِيدُوا
فَلَا تُنظِرُونَ ﴿٩٦﴾

196. ಅಲ್ಲಾಹನೇ ನನ್ನ ರಕ್ಷಕ ಮಿತ್ರನು. ಅವನು ಈ ಗ್ರಂಥವನ್ನು ಅವತೀರ್ಣಗೊಳಿಸಿರುವನು. ಅವನು ಸಜ್ಜನರನ್ನು ಸಂರಕ್ಷಿಸುತ್ತಾನೆ.

إِنَّ وَلِيََّ اللَّهِ الَّذِي نَزَّلَ الْكِتَابَ وَهُوَ
يَتَوَلَّى الصَّالِحِينَ ﴿٩٧﴾

197. ಇದಕ್ಕೆ ವ್ಯತಿರಿಕ್ತವಾಗಿ ನೀವು ಅಲ್ಲಾಹನನ್ನು ಬಿಟ್ಟು ಯಾರನ್ನು ಕರೆಯುತ್ತೀರೋ ಅವರು ನಿಮಗೂ ಸಹಾಯವನ್ನು ಮಾಡಲಾರರು ಮತ್ತು ತಮಗೆ ಸ್ವಯಂ ಸಹಾಯ ಮಾಡಿಕೊಳ್ಳಲಿಕ್ಕೂ ಅಶಕ್ತರು.

وَالَّذِينَ تَدْعُونَ مِنْ دُونِهِ لَا يَسْتَطِيعُونَ
نَصْرَكُمْ وَلَا أَنْفُسَهُمْ يَنْصُرُونَ ﴿٩٨﴾

198. ನೀವು ಅವರನ್ನು ನೇರಮಾರ್ಗಕ್ಕೆ ಬರಲು ಹೇಳಿದರೆ, ನಿಮ್ಮ ಮಾತನ್ನು ಕೇಳಲಿಕ್ಕೂ ಅವರಿಂದ ಸಾಧ್ಯವಿಲ್ಲ. ಅವರು ನಿಮ್ಮೆಡೆಗೆ ನೋಡುತ್ತಿರುವಂತೆ ತೋರುತ್ತದೆ ಆದರೆ ವಾಸ್ತವದಲ್ಲಿ ಅವರು ಏನನ್ನೂ ನೋಡುವುದಿಲ್ಲ.

وَإِنْ تَدْعُوهُمْ إِلَى الْهُدَى لَا يَسْعَوْا
وَإِنَّهُمْ يَنْظُرُونَ إِلَيْكَ وَهُمْ لَا يُبْصِرُونَ ﴿٩٩﴾

199. ಓ ಪೈಗಂಬರರೇ, ಕ್ಷಮಾಶೀಲರಾಗಿರಿ. ಸರ್ವವಿಧಿತ ಒಳಿತುಗಳನ್ನು ಬೋಧಿಸಿರಿ ಮತ್ತು ತಿಳಿಗೇಡಿಗಳೊಡನೆ ಜಗಳಾಡಬೇಡಿರಿ.

خُذِ الْعَفْوَ وَأْمُرْ بِالْعُرْفِ وَأَعْرِضْ
عَنِ الْجَاهِلِينَ ﴿١٠٠﴾

200. ಶೈತಾನನು ನಿಮ್ಮನ್ನೆಂದಾದರೂ ಪ್ರಚೋದಿಸಿದರೆ ಅಲ್ಲಾಹನ ಅಭಯ ಯಾಚಿಸಿರಿ. ಅವನು ಸಕಲವನ್ನೂ ಆಲಿಸುವವನೂ ಅರಿಯುವವನೂ ಆಗಿರುತ್ತಾನೆ.

وَإِمَّا يَنْزَغَنَّكَ مِنَ الشَّيْطَانِ نَزْغٌ
فَأَسْتَعِذْ بِاللَّهِ إِنَّكَ سَمِيعٌ عَلِيمٌ ﴿١٠١﴾

ಸನ್ಮಾರ್ಗದರ್ಶಿಯ ಅನುಸರಣೆ ಮಾಡಲಿಕ್ಕೂ ಅವುಗಳಿಗೆ ಸಾಧ್ಯವಿಲ್ಲ. ಕೂಗಿ ಕರೆಯುವವನ ಪ್ರಾರ್ಥನೆಗೂ ಅವು ಉತ್ತರಿಸುವುದಿಲ್ಲ.

201. ವಾಸ್ತವದಲ್ಲಿ ಧರ್ಮನಿಷ್ಠರಾದವರಿಗೆ ಶೈತಾನನ ಪ್ರಭಾವದಿಂದ ದುರಾಲೋಚನೆಗಳು ಸೋಂಕಿದರೂ ಅವರು ತಕ್ಷಣ ಜಾಗೃತರಾಗುತ್ತಾರೆ ಮತ್ತು ಅವರಿಗೆ ಸರಿಯಾದ ಕರ್ಮ ವಿಧಾನ ಯಾವುದೆಂದು ಸ್ಪಷ್ಟವಾಗಿ ತೋರುತ್ತದೆ.

إِنَّ الَّذِينَ اتَّقَوْا إِذَا مَا سَهُمْ طَئِفٌ مِّنَ الشَّيْطَانِ تَذَكَّرُوا فَإِذَا هُمْ مُبْصِرُونَ ﴿٢٠١﴾

202. ಇನ್ನು ಅವರ (ಶೈತಾನರ) ಸಹೋದರರು- ಅವರು ಅವರನ್ನು ಕುಟಿಲ ಮಾರ್ಗದಲ್ಲಿ ಎಳೆದೊಯ್ಯುತ್ತಾರೆ ಮತ್ತು ಅವರನ್ನು ದಾರಿ ತಪ್ಪಿಸುವುದರಲ್ಲಿ ಏನೂ ಲೋಪವಿರುವುದಿಲ್ಲ.

وَإِخْوَانُهُمْ يَمُدُّوهُمْ فِي الضَّيِّ ثُمَّ لَا يُفْعِرُونَ ﴿٢٠٢﴾

203. ಓ ಪೈಗಂಬರರೇ, ನೀವು ಇವರ ಮುಂದೆ ಯಾವುದಾದರೂ ನಿದರ್ಶನ(ಪವಾಡ)ವನ್ನು ಇರಿಸದಿದ್ದರೆ ನೀವು ನಿಮಗಾಗಿ ಯಾವುದಾದರೂ ನಿದರ್ಶನವನ್ನು ಆರಿಸಿಕೊಳ್ಳಲಿಲ್ಲವೇಕೆ? ಎಂದು ಇವರು ಕೇಳುತ್ತಾರೆ. ಅವರೊಡನೆ ಹೇಳಿರಿ:- "ನಾನು, ನನ್ನ ಪ್ರಭು ನನಗೆ ಅವತೀರ್ಣಗೊಳಿಸಿದ 'ದಿವ್ಯವಾಣಿ'ಯನ್ನು ಮಾತ್ರ ಅನುಸರಿಸುತ್ತೇನೆ. ಇವು ನಿಮ್ಮ ಪ್ರಭುವಿನ ಕಡೆಯಿಂದ ಜ್ಞಾನ ಪ್ರಕಾಶಗಳಾಗಿರುತ್ತವೆ ಮತ್ತು ಅವುಗಳನ್ನು ಸ್ವೀಕರಿಸಿಕೊಳ್ಳುವವರಿಗೆ ಮಾರ್ಗದರ್ಶನ ಮತ್ತು ಅನುಗ್ರಹವಾಗಿರುತ್ತವೆ.

وَإِذَا لَمْ تَأْتِهِمْ بَيِّنَةٌ قَالُوا لَوْلَا اجْتَبَيْنَاهَا قُلُوبَنَا إِنَّمَا تَتَّبِعُ مَا يَدْعُوهُ الْغَيْبُ مِن سَرِّيٍّ هَذَا بَصَائِرُ مِّن سَرِّيٍّ كُمْ وَهُدًى وَرَحْمَةٌ لِّقَوْمٍ يُؤْمِنُونَ ﴿٢٠٣﴾

204. ನಿಮ್ಮ ಮುಂದೆ ಕುರ್‌ಆನ್ ಓದಿದಾಗ ಅದನ್ನು ಲಕ್ಷ್ಯವಿಟ್ಟು ಕೇಳಿ ಮತ್ತು ಮೌನವಾಗಿರಿ. ನೀವು ಅನುಗ್ರಹಿತರಾಗಬಹುದು.

وَإِذَا قُرِئَ الْقُرْآنُ فَاسْتَعِزَّوْا بِهِ وَانصَبُوا عَلَىٰ كُرْسِيِّكُمْ تَرَحُّمُونَ ﴿٢٠٤﴾



205. ಓ ಪೈಗಂಬರರೇ, ನಿಮ್ಮ ಪ್ರಭುವನ್ನು ಸಂಜೆ ಮುಂಜಾನೆಗಳಲ್ಲಿ ಮನಸ್ಸಿನೊಳಗೂ ಭಯಭರಿತರಾಗಿಯೂ ಮೆಲುದನಿಯೊಂದಿಗೂ ಸ್ಮರಿಸುತ್ತಲಿರಿ; ಅಸಡ್ಡೆಯಲ್ಲಿ ಬಿದ್ದಿರುವವರಲ್ಲಾಗಬೇಡಿರಿ.

وَإِذْ كَرَّرَ رَبُّكَ فِي نَفْسِكَ تَضَرُّعًا وَخِيفَةً وَرُؤُونَ الْجَهْرِ مِنَ الْقَوْلِ بِالْغُدُوِّ وَالْآصَالِ وَلَا تَكُن مِّنَ الْغَافِلِينَ ﴿٢٠٥﴾

206. ನಿಮ್ಮ ಪ್ರಭುವಿನ ಸಾವಿರವನ್ನು ಹೊಂದಿದ ದೇವಚರರು ಎಂದೂ ತಮ್ಮ ಹಿರಿಮೆಯ ಅಹಂಭಾವದಲ್ಲಿ ಬಿದ್ದು ಅವನ ದಾಸ್ಯ-ಆರಾಧನೆಯಿಂದ ವಿಮುಖರಾಗುವುದಿಲ್ಲ. ಅವರು ಅವನ ಕೀರ್ತನೆ ಮಾಡುತ್ತಾರೆ ಮತ್ತು ಅವನ ಮುಂದೆ ಸಾಷ್ಟಾಂಗ ವೆರಗಿಕೊಂಡಿರುತ್ತಾರೆ.⁵⁵

إِنَّ الَّذِينَ يَنبَغُونَ عِنْدَ رَبِّكَ لَا يَسْتَكْبِرُونَ عَنْ عِبَادَتِهِ وَيُسَبِّحُونَهُ وَلَهُ يَسْجُدُونَ ﴿٢٠٦﴾

55. ಈ ಸೂಕ್ತವನ್ನು ಓದುವ ಅಥವಾ ಕೇಳುವ ವ್ಯಕ್ತಿಯು ಸಾಷ್ಟಾಂಗವೆರಗಬೇಕೆಂಬ ಆದೇಶವಿದೆ. ಕುರ್‌ಆನಿನ 14 ಸ್ಥಳದಲ್ಲಿ ಇಂತಹ ಸಾಷ್ಟಾಂಗದ ಸೂಕ್ತಗಳು ಬಂದಿವೆ.



(ಅವತೀರ್ಣ - ಮದೀನಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ನಿಮ್ಮೊಡನೆ 'ಅನ್‌ಫಾಲ್'(ಸಮರಾರ್ಜಿತ ಸೊತ್ತು)ನ ಕುರಿತು ಪ್ರಶ್ನಿಸುತ್ತಾರೆ.¹ ಈ 'ಸಮರಾರ್ಜಿತ ಸೊತ್ತು' ಅಲ್ಲಾಹ್ ಮತ್ತು ಅವನ ರಸೂಲರದ್ದು. ಆದುದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಪರಸ್ಪರ ಸಂಬಂಧಗಳನ್ನು ಸರಿಪಡಿಸಿರಿ. ನೀವು ಮೂಮಿನ್ ಆಗಿದ್ದರೆ ಅಲ್ಲಾಹ್ ಹಾಗೂ ಅವನ ರಸೂಲರನ್ನು ಅನುಸರಿಸಿರಿ ಎಂದು ಹೇಳಿರಿ.²

يَسْأَلُونَكَ عَنِ الْأَنْفَالِ قُلِ الْأَنْفَالُ لِلَّهِ وَالرَّسُولِ فَأَتَقُوا اللَّهَ وَأَصْلِحُوا ذَاتَ بَيْنِكُمْ وَأَطِيعُوا اللَّهَ وَرَسُولَهُ إِنْ كُنْتُمْ مُؤْمِنِينَ ①

2. ಅಲ್ಲಾಹನ ಪ್ರಸ್ತಾಪ ಕೇಳಿದೊಡನೆ ಹೃದಯದಲ್ಲಿ ನಡುಕವುಂಟಾಗುವವರೇ ನಿಜವಾದ ಮೂಮಿನರು. ಅವರ ಮುಂದೆ ಅಲ್ಲಾಹನ 'ಸೂಕ್ತ'ಗಳನ್ನು ಓದಿದಾಗ ಅವರ ಸತ್ಯವಿಶ್ವಾಸ ವೃದ್ಧಿಯಾಗುತ್ತದೆ ಮತ್ತು ಅವರು ತಮ್ಮ ಪ್ರಭುವಿನ ಮೇಲೆ ಭರವಸೆಯಿಡುತ್ತಾರೆ.

إِنَّمَا الْمُؤْمِنُونَ الَّذِينَ إِذَا ذُكِرَ اللَّهُ وَجِلَّتْ قُلُوبُهُمْ وَإِذَا تُلِيَتْ عَلَيْهِمْ آيَاتُهُ زَادَتْهُمْ إِيمَانًا وَعَلَىٰ رَبِّهِمْ يَتَوَكَّلُونَ ②

3. ಅವರು ನಮಾಝನ್ನು ಸಂಸ್ಥಾಪಿಸುತ್ತಾರೆ ಮತ್ತು ನಾವು ಅವರಿಗೆ ನೀಡಿದುದರಿಂದ (ನಮ್ಮ ಮಾರ್ಗದಲ್ಲಿ) ಖರ್ಚು ಮಾಡುತ್ತಾರೆ.

الَّذِينَ يُقِيمُونَ الصَّلَاةَ وَمِمَّا رَزَقْنَاهُمْ يُنفِقُونَ ③

4. ಇಂಥವರೇ ನಿಜವಾದ ಸತ್ಯವಿಶ್ವಾಸಿಗಳು. ಅವರಿಗಾಗಿ ಅವರ

أُولَٰئِكَ هُمُ الْمُؤْمِنُونَ حَقًّا لَهُمْ دَرَجَاتٌ

- 'ಅನ್‌ಫಾಲ್' ಎಂಬುದು ನಫಿಲ್‌ನ ಬಹುವಚನ. ಅರಬಿ ಭಾಷೆಯಲ್ಲಿ ತನ್ನ ಬಾಧ್ಯತೆ ಅಥವಾ ಹಕ್ಕಿಗೆ ವಿರೋಧವನ್ನು 'ನಫಿಲ್' ಎನ್ನುತ್ತಾರೆ. ದಾಸನ ಕಡೆಯಿಂದಾದರೆ ಇದರ ಅರ್ಥ ತನ್ನ ಪ್ರಭುವಿಗೆ ಸಲ್ಲಬೇಕಾದ ಕರ್ತವ್ಯಕ್ಕಿಂತ ಹೆಚ್ಚಿನ ಸೇವೆಯನ್ನು ತನ್ನಿಷ್ಟದಂತೆ ಸ್ವಯಂ ಪ್ರೇರಣೆಯಿಂದ ಮಾಡುವುದಾಗಿದೆ. ಉದಾ: ನಫಿಲ್ ನಮಾಝ್- ಪ್ರಭುವಿನ ಕಡೆಯಿಂದಾದರೆ ತನ್ನ ದಾಸನಿಗೆ ಅವನ ಹಕ್ಕಿಗಿಂತ ಹೆಚ್ಚಿನ ಉಡುಗೊರೆ ಮತ್ತು ಅನುಗ್ರಹವನ್ನು ಕರುಣಿಸುವುದಾಗಿದೆ. ಇಲ್ಲಿ ಅನ್‌ಫಾಲ್ ಎಂಬ ಪದ ಬದ್ಲ್ ಯುದ್ಧದ ಮೂಲಕ ಮುಸ್ಲಿಮರ ಕೈ ಸೇರಿದ್ದ ಸಮರಾರ್ಜಿತ ಸೊತ್ತಿಗೆ ಉಪಯೋಗಿಸಲಾಗಿದೆ. ಇದು ನಿಮ್ಮ ಸಂಪಾದನೆಯಲ್ಲ ಬದಲಾಗಿ ಅಲ್ಲಾಹನು ಕರುಣಿಸಿದ ಅನುಗ್ರಹವಾಗಿದೆ ಎಂದು ಮನದಟ್ಟು ಮಾಡಲಿಕ್ಕಾಗಿಯೇ ಇಲ್ಲಿ ಅದಕ್ಕೆ 'ಅನ್‌ಫಾಲ್' ಎಂಬ ಪದವನ್ನು ಉಪಯೋಗಿಸಲಾಗಿದೆ.
- ಈ ಸಂಪತ್ತಿನ ವಿತರಣೆಯ ಕುರಿತು ಯಾವುದೇ ಆದೇಶ ಬರುವುದಕ್ಕೆ ಮೊದಲೇ ಮುಸ್ಲಿಮರ ವಿಭಿನ್ನ ಸಮೂಹಗಳು ತಮ್ಮ ಮ್ಮ ಪಾಲಿನ ಬಗ್ಗೆ ವಾದಿಸಿಕೊಳ್ಳಲಾರಂಭಿಸಿದ್ದವು. ಆದ್ದರಿಂದಲೇ ಈ ಮಾತು ಹೇಳಲಾಗಿದೆ.

<p>ಪ್ರಭುವಿನ ಬಳಿ ಉನ್ನತ ಸ್ಥಾನಗಳಿವೆ. ಅಪರಾಧಗಳಿಗೆ ಕ್ಷಮೆ ಇದೆ ಮತ್ತು ಅತ್ಯುತ್ತಮ ಜೀವನಾಧಾರವಿದೆ.</p>	<p>عِنْدَ رَبِّهِمْ وَمَغْفِرَةٌ وَرِزْقٌ كَرِيمٌ ①</p>
<p>5. ನಿಮ್ಮ ಪ್ರಭು ನಿಮ್ಮನ್ನು ನಿಮ್ಮ ನಿವಾಸದಿಂದ ಸತ್ಯಸಹಿತ ಹೊರ ಹಾಕಿದ್ದನು ಮತ್ತು ಸತ್ಯವಿಶ್ವಾಸಿಗಳ ಪೈಕಿ ಒಂದು ಪಂಗಡಕ್ಕೆ ಇದು ಅಪ್ರಿಯವಾಗಿತ್ತು.</p>	<p>كَمَا أَخْرَجَكَ رَبُّكَ مِنْ بَيْتِكَ بِالْحَقِّ ۗ وَإِنَّ فَرِيقًا مِنَ الْمُؤْمِنِينَ لَكَرِهُونَ ②</p>
<p>6. ಅದು ಸುಸ್ಪಷ್ಟವಾಗಿ ಪ್ರತ್ಯಕ್ಷವಾಗಿದ್ದರೂ ಅವರು ಆ ಸತ್ಯದ ವಿಷಯದಲ್ಲಿ ನಿಮ್ಮೊಂದಿಗೆ ತರ್ಕಿಸುತ್ತಿದ್ದರು. ತಮ್ಮ ಕಣ್ಣೆದುರೇ ಕಾಣುತ್ತಿರುವ ಮೃತ್ಯುವಿನ ಕಡೆಗೆ ಅಟ್ಟಲಾಗುತ್ತಿದೆಯೇ ಎಂಬಂತೆ ಇತ್ತು ಅವರ ಸ್ಥಿತಿ. (ಈ ಸಮರಾಜೀತದ ವಿಷಯದಲ್ಲಿಯೂ ಆಗ ಸಂಭವಿಸಿದಂತಹ ಪರಿಸ್ಥಿತಿಯೇ ಉಂಟಾಗುತ್ತಲಿದೆ.)</p>	<p>يُجَادِلُونَكَ فِي الْحَقِّ بَعْدَ مَا تَبَيَّنَ كَانَا ۖ سَاقُونَ إِلَى الْمَوْتِ وَهُمْ يَنْظُرُونَ ③</p>
<p>7. ಎರಡು ತಂಡಗಳ ಪೈಕಿ ಒಂದು ನಿಮಗೆ ಸಿಗುವುದೆಂದು ಅಲ್ಲಾಹನು ನಿಮಗೆ ವಾಗ್ದಾನ ಮಾಡುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ.³ ದುರ್ಬಲ ತಂಡವು ನಿಮಗೆ ಸಿಗಬೇಕೆಂದು ನೀವು ಇಚ್ಛಿಸುತ್ತಿದ್ದಿರಿ. ಆದರೆ ತನ್ನ ಆದೇಶಗಳಿಂದ ಸತ್ಯವನ್ನು ಸತ್ಯವಾಗಿ ಮಾಡಿ ತೋರಿಸಿ, ಸತ್ಯನಿಷೇಧಿಗಳ ಮೂಲೋತ್ಪಾಟನಗೊಳಿಸಿಬಿಡ ಬೇಕೆಂಬುದು ಅಲ್ಲಾಹನ ಇಚ್ಛೆ ಆಗಿತ್ತು.</p>	<p>وَإِذْ يَعِدُكُمُ اللَّهُ إِحْدَى الطَّائِفَتَيْنِ أَنَّهَا لَكُمْ وَتَوَدُّونَ أَنَّ غَيْرَ ذَاتِ الشُّوْكَى تَكُونُ لَكُمْ وَيُرِيدُ اللَّهُ أَنْ يُحَقِّقَ الْحَقَّ يَكَلِمَتِهِ وَيَقْطَعَ دَابِرَ الْكَافِرِينَ ④</p>
<p>8. ಇದು ಅಪರಾಧಿಗಳಿಗೆ ಎಷ್ಟೇ ಅಪ್ರಿಯವಾಗಿದ್ದರೂ ಸತ್ಯವನ್ನು ಸತ್ಯವಾಗಿಯೂ ಮಿಥ್ಯವನ್ನು ಮಿಥ್ಯವಾಗಿಯೂ ಮಾಡಿತೋರಿಸ ಲಿಕ್ಕಾಗಿತ್ತು.</p>	<p>لِيُحَقِّقَ الْحَقَّ وَيُطْلَعَ الْبَاطِلَ وَكُوْ كَرِهَ الْمُجْرِمُونَ ⑤</p>
<p>9. ನೀವು ನಿಮ್ಮ ಪ್ರಭುವಿನೊಡನೆ ಮೊರೆಯಿಡುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ. ನಾನು ನಿಮ್ಮ ಸಹಾಯಕ್ಕಾಗಿ ಸರದಿಯಂತೆ ಒಂದು ಸಾವಿರ ದೇವಚರರನ್ನು ಕಳುಹಿಸುತ್ತಲಿದ್ದೇನೆಂದು ಅವನು ಉತ್ತರಿಸಿದನು.</p>	<p>إِذْ تَسْتَغِيثُونَ رَبَّكُمْ فَاسْتَجَابَ لَكُمْ أَنِّي مُمِدُّكُمْ بِآلِيفٍ مِّنَ الْمَلَائِكَةِ مُرْدِفِينَ ⑥</p>
<p>10. ನಿಮಗೆ ಸುವಾರ್ತೆ ಹಾಗೂ ಅದರಿಂದ ನಿಮ್ಮ ಮನಸ್ಸಿಗೆ ನೆಮ್ಮದಿ ಯುಂಟಾಗುವಂತಾಗಲಿಕ್ಕಾಗಿ ಮಾತ್ರ ಅಲ್ಲಾಹನು ನಿಮಗೆ ಈ ವಿಷಯವನ್ನು ತಿಳಿಯಪಡಿಸಿದನು. ಸಹಾಯವು ಯಾವಾಗ ಲಭಿಸಿದರೂ ಅದು ಅಲ್ಲಾಹನ ಕಡೆಯಿಂದಲೇ ಲಭಿಸುತ್ತದೆ.</p>	<p>وَمَا جَعَلَهُ اللَّهُ إِلَّا بُشْرَىٰ وَلِتَطْمَئِنَّ بِهِ قُلُوبُكُمْ ۗ وَمَا النَّصْرُ إِلَّا مِنْ عِنْدِ اللَّهِ ۗ إِنَّ اللَّهَ عَزِيزٌ حَكِيمٌ ⑦</p>
<p>3. ಅರ್ಥಾತ್- ಸಿರಿಯಾದ ಕಡೆಯಿಂದ ಬರುತ್ತಿದ್ದ ವ್ಯಾಪಾರಿ ತಂಡ ಅಥವಾ ಮಕ್ಕಾದಿಂದ ಬರುತ್ತಿದ್ದ ಕುರೈಶರ ಸೇನೆ.</p>	

ನಿಶ್ಚಯವಾಗಿಯೂ ಅಲ್ಲಾಹನು ಮಹಾಪ್ರತಾಪಿಯೂ ಧೀಮಂತನೂ ಆಗಿರುತ್ತಾನೆ.

11. ಅಲ್ಲಾಹನು ತನ್ನ ಕಡೆಯಿಂದ ತೂಕಡಿಕೆಯ ರೂಪದಲ್ಲಿ ನಿಮ್ಮ ಮೇಲೆ ನೆಮ್ಮದಿ ಹಾಗೂ ನಿರ್ಭಯತೆಯನ್ನು ಆಚ್ಛಾದಿಸುತ್ತಿದ್ದ⁴ ಹಾಗೂ ನಿಮ್ಮನ್ನು ಶುದ್ಧೀಕರಿಸಲಿಕ್ಕೂ ಶೈತಾನನಿಂದ ಹಾಕಲ್ಪಟ್ಟ ಮಾಲಿನ್ಯವನ್ನು ನಿಮ್ಮಿಂದ ದೂರೀಕರಿಸಲಿಕ್ಕೂ ನಿಮ್ಮ ಹೃದಯಗಳಲ್ಲಿ ಧೈರ್ಯ ತುಂಬಲಿಕ್ಕೂ ತನ್ನೂಲಕ ನಿಮ್ಮ ಪಾದಗಳನ್ನು ನೆಲೆಯೂರಿಸಲಿಕ್ಕೂ ಆಕಾಶದಿಂದ ನಿಮ್ಮ ಮೇಲೆ ಮಳೆ ಸುರಿಸುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ.

إِذْ يُغَشِّيكُمُ النُّعَاسَ أَمِنَةً مِنْهُ وَيُرْسِلُ عَلَيْكُم مِّنَ السَّمَاءِ مَاءً لِّيَطَّهَّرَكُم بِهِ وَيُدْهَبَ عَنْكُم رِجْسَ الشَّيْطَانِ وَلِيَرْبِطَ عَلَى قُلُوبِكُمْ وَيُثَبِّتَ بِهِ الْأَقْدَامَ ۝

12. ನಿಮ್ಮ ಪ್ರಭು ದೇವಚರರಿಗೆ, "ನಾನು ನಿಮ್ಮೊಂದಿಗೆ ಇದ್ದೇನೆ. ನೀವು ಸತ್ಯವಿಶ್ವಾಸಿಗಳನ್ನು ಸುಸ್ಥಿರಗೊಳಿಸಿರಿ. ನಾನೀಗಲೇ ಸತ್ಯ ನಿಷೇಧಿಗಳ ಹೃದಯಗಳಲ್ಲಿ ಭೀತಿಯನ್ನುಂಟು ಮಾಡುತ್ತೇನೆ. ನೀವು ಅವರ ಗೋಣುಗಳ ಮೇಲೂ ಹೊಡೆಯಿರಿ ಮತ್ತು ಎಲ್ಲ ಸಂದುಸಂದುಗಳಿಗೂ ಹೊಡೆಯಿರಿ"⁵ ಎಂದು ಸೂಚನೆ ಕೊಡುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ.

إِذْ يُوحِي رَبُّكَ إِلَى الْمَلَائِكَةِ أَنْ يَنْزِلْ عَلَيْكُم مِّنَ السَّمَاءِ مَاءً سَائِغًا فِي قُلُوبِ الَّذِينَ كَفَرُوا وَالرُّعْبَ فَاصِرًا بُورًا فَوَقَّ الْأَعْنَاقِ وَاصِرًا بُورًا مِنْهُمْ كُلَّ بَنَانٍ ۝

13. ಇದು ಅಲ್ಲಾಹ್ ಮತ್ತು ಅವನ ಸಂದೇಶವಾಹಕರನ್ನು ಅವರು ವಿರೋಧಿಸಿದುದರಿಂದ. ಅಲ್ಲಾಹ್ ಮತ್ತು ಅವನ ಸಂದೇಶ ವಾಹಕನನ್ನು ವಿರೋಧಿಸಿದವನನ್ನು ಅಲ್ಲಾಹನು ಅತ್ಯಂತ ಕಠಿಣವಾಗಿ ದಂಡಿಸುವವನಾಗಿರುತ್ತಾನೆ.

ذَٰلِكَ بِأَنَّهُمْ شَاقُّوا اللَّهَ وَرَسُولَهُ ۗ وَمَنْ يُشَاقِقِ اللَّهَ وَرَسُولَهُ فَإِنَّ اللَّهَ شَدِيدُ الْعِقَابِ ۝

14. ಇದು ನಿಮಗಿರುವ ಶಿಕ್ಷೆ. ಈಗ ಇದನ್ನು ಸವಿಯಿರಿ. ಸತ್ಯವನ್ನು ನಿಷೇಧಿಸುವವರಿಗಾಗಿ ನರಕಾಗ್ನಿಯ ಯಾತನೆ ಇದೆಯೆಂಬುದು ನಿಮಗೆ ತಿಳಿದಿರಲಿ.

ذَٰلِكُمْ فَذُوقُوهُ وَأَنَّ لِلْكَافِرِينَ عَذَابَ النَّارِ ۝

4. ಉಹುದ್ ಯುದ್ಧದಲ್ಲೂ ಮುಸ್ಲಿಮರಿಗೆ ಇಂತಹದೇ ಅನುಭವ ಆಗಿತ್ತು. ಅದನ್ನೇ ಆಲಿ ಇಮ್ರಾನ್ ಅಧ್ಯಾಯದ 154ನೆಯ ಸೂಕ್ತದಲ್ಲಿ ವಿವರಿಸಲಾಗಿದೆ.
5. ಇಲ್ಲಿಯ ತನಕ ಬದ್ರ್ ಯುದ್ಧದ ಘಟನಾವಳಿಗಳನ್ನು ಒಂದೊಂದಾಗಿ ನೆನಪಿಸಲಾಗಿರುವುದರ ಉದ್ದೇಶ ವಾಸ್ತವದಲ್ಲಿ 'ಅನ್‌ಫಾಲ್' ಎಂಬ ಪದದ ಅರ್ಥವನ್ನು ವಿವರಿಸುವುದಾಗಿದೆ. ಈ ಸಮರಾರ್ಜಿತ ಸೊತ್ತು ನಮ್ಮ ಮರಣಾಂತಿಕ ಹೋರಾಟದ ಪ್ರತಿಫಲವೆಂದು ಭಾವಿಸಿ ನೀವು ಅದರ ಮಾಲಕರಾಗಿ ಮಾರ್ಪಡದಿರಿ. ಇದು ವಾಸ್ತವದಲ್ಲಿ ದೇವನ ಅನುಗ್ರಹವಾಗಿದೆ. ಅನುಗ್ರಹವನ್ನು ದಯಪಾಲಿಸುವವನು ಮಾತ್ರ ಅದರ ಒಡೆಯ ಎಂದು ಆರಂಭದಲ್ಲಿ ಹೇಳಲಾಗಿದೆ. ಇಲ್ಲಿ ಆಧಾರ ಪ್ರಮಾಣದ ರೂಪದಲ್ಲಿ ಘಟನಾವಳಿಗಳನ್ನು ಎಣಿಸಲಾಗುತ್ತಿದೆ. ಇದರಲ್ಲಿ ನಿಮ್ಮ ಹೋರಾಟ, ಧೈರ್ಯ ಮತ್ತು ಸ್ವೈರ್ಯಗಳ ಪಾಲೆಷ್ಟು ಹಾಗೂ ಅಲ್ಲಾಹನ ಅನುಗ್ರಹದ ಪಾಲೆಷ್ಟು ಎಂದು ಸ್ಪಷ್ಟವಾಗಿ ಮಾಡಿಕೊಳ್ಳಿ. ಆದ್ದರಿಂದ ಈ ಸೊತ್ತು ಯಾವ ರೀತಿ ವಿತರಿಸಬೇಕು ಎಂದು ನಿರ್ಧರಿಸಬೇಕಾದುದೂ ನೀವಲ್ಲ. ಬದಲಾಗಿ ಅಲ್ಲಾಹನಾಗಿದ್ದಾನೆ.
6. ಬದ್ರ್‌ನಲ್ಲಿ ಸೋಲನುಭವಿಸಿದ ಕುರೈಶರ ಸತ್ಯನಿಷೇಧಿಗಳನ್ನು ಉದ್ದೇಶಿಸಿ ಈ ಮಾತು ಹೇಳಲಾಗಿದೆ.

15. ಓ ಸತ್ಯವಿಶ್ವಾಸಿಗಳೇ, ನೀವು ಒಂದು ಸೇನೆಯ ರೂಪದಲ್ಲಿ ಸತ್ಯನಿಷೇಧಿಗಳನ್ನು ಎದುರಿಸಿದಾಗ ಯುದ್ಧದಲ್ಲಿ ಹಿಮ್ಮೆಟ್ಟಿ ಬೇಡಿರಿ.

يَا أَيُّهَا الَّذِينَ آمَنُوا إِذَا لَقِيتُمُ الَّذِينَ كَفَرُوا زَحًّا فَلَا تُولُوهُمُ الْأَدْبَارَ ۝

16. ಇಂತಹ ಸಂದರ್ಭದಲ್ಲಿ ಯುದ್ಧ ತಂತ್ರಕ್ಕಾಗಿ ಅಥವಾ ಬೇರೆ ಸೈನ್ಯದೊಂದಿಗೆ ಹೋಗಿ ಸೇರಿಕೊಳ್ಳಲಿಕ್ಕಾಗಿ ಹೊರತು ಯಾರಾದರೂ ಹಿಮ್ಮೆಟ್ಟಿದರೆ- ಅವನು ಅಲ್ಲಾಹನ ಕ್ರೋಧದಿಂದ ಆವರಿಸಲ್ಪಡುವನು. ಅವನ ವಾಸಸ್ಥಾನವು 'ನರಕ' ಆಗಿರುವುದು. ಅದು ಹಿಂತೆರಳುವ ಅತಿ ನಿಕ್ಕಷ್ಟು ತಾಣ.

وَمَنْ يُؤَلِّمُ يَوْمَئِذٍ بُرَّةً إِلَّا مَتَحَرِّفًا تَقْتَالِ أَوْ مَتَحَرِّفًا إِلَىٰ فِعْءٍ فَقَدْ بَاءَ بِغَضَبٍ مِّنَ اللَّهِ وَمَأْوَاهُ جَهَنَّمُ وَبئْسَ الْمَصِيرُ ۝

17. ನೀವು ಅವರನ್ನು ವಧಿಸಲಿಲ್ಲ. ನಿಜವಾಗಿ ಅಲ್ಲಾಹನು ಅವರನ್ನು ವಧಿಸಿದನು. ಓ ಪೈಗಂಬರರೇ, ನೀವು ಎಸೆದುದಲ್ಲ. ನಿಜವಾಗಿ ಅಲ್ಲಾಹನು ಎಸೆದನು.⁷ ಇದು (ಸತ್ಯವಿಶ್ವಾಸಿಗಳ ಕೈಗಳು ಈ ಕಾರ್ಯಕ್ಕಾಗಿ ಬಳಸಲ್ಪಟ್ಟುದು) ಅಲ್ಲಾಹನು ಸತ್ಯವಿಶ್ವಾಸಿಗಳನ್ನು ಒಂದು ಅತ್ಯುತ್ತಮ ಪರೀಕ್ಷೆಯಿಂದ ಜಯಪ್ರದವಾಗಿ ಪಾರು ಗಾಣಿಸಲಿಕ್ಕಾಗಿತ್ತು. ನಿಶ್ಚಯವಾಗಿಯೂ ಅಲ್ಲಾಹನು ಸರ್ವಶ್ರುತನೂ ಸರ್ವಜ್ಞನೂ ಆಗಿರುತ್ತಾನೆ.

فَلَمْ تَقْتُلُوهُمْ وَلَكِنَّ اللَّهَ قَتَلَهُمْ وَمَا رَمَيْتَ إِذْ رَمَيْتَ وَلَكِنَّ اللَّهَ رَمَىٰ ۖ وَلِيُبْلِيَ الْمُؤْمِنِينَ مِنْهُ بَلَاءً حَسَنًا ۗ إِنَّ اللَّهَ سَمِيعٌ عَلِيمٌ ۝

18. ಇದಂತು ನಿಮ್ಮೊಂದಿಗಿನ ವ್ಯವಹಾರವಾಯಿತು ಮತ್ತು ಸತ್ಯ ನಿಷೇಧಿಗಳೊಂದಿಗಿನ ವ್ಯವಹಾರವೇನೆಂದರೆ ನಿಶ್ಚಯವಾಗಿಯೂ ಅಲ್ಲಾಹನು ಅವರ ಕುತಂತ್ರಗಳನ್ನು ದುರ್ಬಲಗೊಳಿಸಿ ಬಿಡುವನು.

ذٰلِكُمْ وَاَنَّ اللّٰهَ مُؤْمِنٌ كَبِيْرٌ الْكٰفِرِيْنَ ۝

19. (ಈ ಸತ್ಯನಿಷೇಧಿಗಳೊಡನೆ ಹೇಳಿಬಿಡಿರಿ) "ನೀವು ತೀರ್ಮಾನವನ್ನೇ ಬಯಸುತ್ತೀರಾದರೆ, ಇದೋ ತೀರ್ಮಾನವು ನಿಮ್ಮ ಮುಂದೆ ಬಂದು ಬಿಟ್ಟಿತು.⁸ ಈಗ ಹಿಮ್ಮೆಟ್ಟಿದರೆ ನಿಮಗೇ ಒಳಿತು. ಮುಂದೆ ಇದನ್ನೇ ಪುನರಾವರ್ತಿಸಿದರೆ ನಾವೂ ಇದೇ ಶಿಕ್ಷೆಯನ್ನು ಪುನರಾವರ್ತಿಸುವೆವು. ನಿಮ್ಮ ಜನಬಲವು ಅದೆಷ್ಟೇ ದೊಡ್ಡದಿದ್ದರೂ ನಿಮಗೇನೂ ಪ್ರಯೋಜನವಾಗದು. ಅಲ್ಲಾಹನು ಸತ್ಯವಿಶ್ವಾಸಿಗಳೊಂದಿಗೆ ಇದ್ದಾನೆ."

اِنْ تَسْتَفْتِحُوْا فَقَدْ جَاءَكُمْ الْفَتْحُ وَاِنْ تَنْهَوْا فَهُوَ خَيْرٌ لَّكُمْ وَاِنْ تَعُوْذُوا لَعَلَّكُمْ تَعُوْذُ وَاِنْ تَعُوْذُوا لَعَلَّكُمْ تَعُوْذُ وَاِنْ تَعُوْذُوا لَعَلَّكُمْ تَعُوْذُ وَاِنْ تَعُوْذُوا لَعَلَّكُمْ تَعُوْذُ ۝

7. ಬದ್, ಯುದ್ಧದ ವೇಳೆ ಮುಸ್ಲಿಮರು ಮತ್ತು ಸತ್ಯನಿಷೇಧಿಗಳು ಪರಸ್ಪರ ಎದುರೊಂಡು ಯುದ್ಧವು ಭೀಕರ ಹಂತಕ್ಕೆ ತಲಪಿದಾಗ ಪ್ರವಾದಿವರ್ಯರ(ಸ) 'ತಾಹತಿಲ್ ವುಜೂಹ್' ಎನ್ನುತ್ತಾ ಹಿಡಿ ಮಣ್ಣನ್ನು ಸತ್ಯನಿಷೇಧಿಗಳ ಕಡೆಗೆ ಎಸೆದರು. ಅದರ ಜತೆಗೆ ಪ್ರವಾದಿವರ್ಯರ(ಸ) ಸೂಚನೆಯಂತೆ ಮುಸ್ಲಿಮರು ಒಮ್ಮೆಲೆ ಸತ್ಯನಿಷೇಧಿಗಳ ಮೇಲೆ ಮುಗಿ ಬಿದ್ದರು. ಈ ಘಟನೆಯ ಕಡೆಗೆ ಇಲ್ಲಿ ಸೂಚಿಸಲಾಗುತ್ತಿದೆ. ಅರ್ಥಾತ್ ಕೈ ಪ್ರವಾದಿವರ್ಯರದ್ದಾಗಿದ್ದರೂ(ಸ) ಪೆಟ್ಟು ಅಲ್ಲಾಹನ ಕಡೆಯಿಂದಾಗಿತ್ತು.

8. ಮಕ್ಕಾದಿಂದ ಹೊರಡುವಾಗ ಬಹುದೇವಾರಾಧಕರು ಕಲಬಾದ ಪರದೆ ಹಿಡಿದು, "ದೇವಾ! ಎರಡು ಗುಂಪುಗಳ ಪೈಕಿ ಉತ್ತಮವಾದುದಕ್ಕೆ ಜಯ ದಯಪಾಲಿಸು" ಎಂದು ಪ್ರಾರ್ಥಿಸಿದ್ದರು.

20. ಓ ಸತ್ಯವಿಶ್ವಾಸಿಗಳೇ, ಅಲ್ಲಾಹ್ ಮತ್ತು ಅವನ ರಸೂಲರನ್ನು ಅನುಸರಿಸಿರಿ. ಆಜ್ಞೆಯನ್ನು ಕೇಳಿಯೂ ಅದರಿಂದ ವಿಮುಖ ರಾಗಬೇಡಿರಿ.

يَا أَيُّهَا الَّذِينَ آمَنُوا أَطِيعُوا اللَّهَ وَرَسُولَهُ
وَلَا تَوَلَّوْا عَنَّهُ وَ أَنْتُمْ تَسْمَعُونَ ﴿٢٠﴾

21. ಆಲಿಸದೆಯೇ 'ನಾವು ಆಲಿಸಿದೆವು' ಎನ್ನುವವರಂತೆ ನೀವಾಗಬೇಡಿರಿ.

وَلَا تَكُونُوا كَالَّذِينَ قَالُوا سَمِعْنَا
وَ هُمْ لَا يَسْمَعُونَ ﴿٢١﴾

22. ವಾಸ್ತವದಲ್ಲಿ ಬುದ್ಧಿ ಶಕ್ತಿಯಿಂದ ಪ್ರಯೋಜನ ಪಡೆಯದ ಕಿವುಡ-ಮೂಕ ಜನರೇ ಅಲ್ಲಾಹನ ಬಳಿ ಅತ್ಯಂತ ಕೀಳ್ತರದ ಪ್ರಾಣಿಗಳು.

إِنَّ شَرَّ الدَّوَابِّ عِنْدَ اللَّهِ الصُّمُّ الْبُكْمُ
الَّذِينَ لَا يَعْقِلُونَ ﴿٢٢﴾

23. ಅವರಲ್ಲಿ ಕಿಂಚಿತ್ತಾದರೂ ಒಳಿತಿದೆಯೆಂದು ಅಲ್ಲಾಹನಿಗೆ ತಿಳಿಯುತ್ತಿದ್ದರೆ ನಿಶ್ಚಯವಾಗಿಯೂ ಅವನು ಅವರಿಗೆ ಕೇಳುವ ದಿವ್ಯಾನುಗ್ರಹ ನೀಡುತ್ತಿದ್ದನು. (ಆದರೆ, ಅವರಲ್ಲಿ ಒಳಿತೇ ಇಲ್ಲದಿರುವಾಗ) ಅವನು ಅವರಿಗೆ ಕೇಳಿಸುತ್ತಿದ್ದರೂ ಅವರು ಅಶ್ರದ್ಧೆಯೊಂದಿಗೆ ಮುಖವನ್ನು ತಿರುಗಿಸಿಬಿಡುತ್ತಿದ್ದರು.

وَلَوْ عَلِمَ اللَّهُ فِيهِمْ خَيْرًا لَأَسْمَعَهُمْ
وَلَوْ أَسْمَعَهُمْ لَتَوَلَّوْا وَ هُمْ مُعْرِضُونَ ﴿٢٣﴾

24. ಓ ಸತ್ಯವಿಶ್ವಾಸಿಗಳೇ, ನಿಮಗೆ ಚೇತನ ನೀಡುವಂತಹ ವಿಷಯದ ಕಡೆಗೆ ಅಲ್ಲಾಹ್ ಮತ್ತು ರಸೂಲರು ನಿಮ್ಮನ್ನು ಕರೆದಾಗ 'ಓ'ಗೊಡಿರಿ. ಅಲ್ಲಾಹ್ ಮನುಷ್ಯನ ಮತ್ತು ಅವನ ಹೃದಯದ ನಡುವೆ ಇದ್ದಾನೆಂದೂ ನೀವು ಅವನ ಕಡೆಗೆ ಒಟ್ಟು ಗೂಡಿಸಲ್ಪಡುವಿರೆಂದೂ ಅರಿತುಕೊಳ್ಳಿರಿ.

يَا أَيُّهَا الَّذِينَ آمَنُوا اسْتَجِيبُوا لِلَّهِ وَلِلرَّسُولِ
إِذَا دَعَاكُمْ لِمَا يُحْيِيكُمْ وَ اعْلَمُوا أَنَّ اللَّهَ
يَحُولُ بَيْنَ الْمَرْءِ وَقَلْبِهِ وَ أَسْكَنَ
إِلَيْهِ مَن يَشَاءُ ﴿٢٤﴾

25. ಯಾವುದರ ಪರಿಣಾಮವು ನಿಮ್ಮ ಪೈಕಿ ಪಾಪ ಮಾಡಿದವರಿಗೆ ಮಾತ್ರ ಸೀಮಿತವಾಗಿರಲಾರದೋ ಆ 'ಪೀಡನ'ದಿಂದ ನೀವು ದೂರವಿರಿ.' ಅಲ್ಲಾಹ್ ಕಠಿಣವಾಗಿ ಶಿಕ್ಷಿಸುವವನೆಂಬುದನ್ನು ತಿಳಿದುಕೊಳ್ಳಿರಿ.

وَ اتَّقُوا فِتْنَةً لَا تُصِيبَنَّ الَّذِينَ ظَلَمُوا
مِنْكُمْ خَاصَّةً وَ اعْلَمُوا أَنَّ اللَّهَ
شَدِيدُ الْعِقَابِ ﴿٢٥﴾

26. ನೀವು ಕಡಿಮೆ ಸಂಖ್ಯೆಯಲ್ಲಿದ್ದು ಭೂಮಿಯಲ್ಲಿ ನಿಮ್ಮನ್ನು ಬಲ ಹೀನರೆಂದು ಪರಿಗಣಿಸಲಾಗುತ್ತಿದ್ದ ಆ ಕಾಲವನ್ನು ಜ್ಞಾಪಿಸಿರಿ. ಜನರು ನಿಮ್ಮನ್ನು ಅಳಿಸಿಬಿಡಬಹುದೆಂದು ನೀವು ಶಂಕಿಸುತ್ತಿದ್ದಿರಿ. ಅನಂತರ ಅಲ್ಲಾಹನು ನಿಮಗೆ ಆಶ್ರಯ ಸ್ಥಾನವನ್ನು ಒದಗಿಸಿದನು. ತನ್ನ ಸಹಾಯದಿಂದ ನಿಮ್ಮನ್ನು ಬಲಪಡಿಸಿದನು ಮತ್ತು ನಿಮಗೆ

وَ اذْكُرُوا إِذْ أَنْتُمْ قَلِيلٌ مُّسْتَضْعَفُونَ
فِي الْأَرْضِ تَخَافُونَ أَنْ يَتَخَطَّفَكُمُ
النَّاسُ فَأَوَّكِكُمْ وَ آيَّدَكُمْ بِبَصَرِهِ وَ رَزَقَكُمُ
مِّنَ الظَّهْبِ لَعَلَّكُمْ تَشْكُرُونَ ﴿٢٦﴾

9. ಅರ್ಥಾತ್- ಸಾರ್ವತ್ರಿಕ ಪಿಡುಗಿನ ರೂಪದಲ್ಲಿ ಬಾಧಿಸುವ ಸಾಮೂಹಿಕ ಕ್ಷೋಭೆಗಳಾಗಿವೆ. ಅದರ ಸುಳಿಯಲ್ಲಿ ಅಪರಾಧಿಗಳು ಮಾತ್ರವಲ್ಲ ಅಪರಾಧಮಯ ಸಮಾಜದಲ್ಲಿ ಬದುಕುವುದನ್ನು ನೆಚ್ಚಿಕೊಂಡವರೂ ಸಿಕ್ಕಿಬಿಡುತ್ತಾರೆ.

<p>ಉತ್ತಮ ಜೀವನಾಧಾರ ಒದಗಿಸಿದನು. (ಇದು) ನೀವು ಕೃತಜ್ಞರಾಗಬಹುದೆಂದು.</p>	
<p>27. ಓ ಸತ್ಯವಿಶ್ವಾಸಿಗಳೇ, ತಿಳುವಳಿಕೆ ಇದ್ದೂ ಅಲ್ಲಾಹ್ ಮತ್ತು ರಸೂಲರೊಂದಿಗೆ ವಿಶ್ವಾಸಘಾತಕವೆಸಗಬೇಡಿರಿ ಮತ್ತು ನಿಮ್ಮ ಅಮಾನತ್¹⁰(ವಿಶ್ವಸ್ತನಿಧಿ)ಗಳಲ್ಲಿ ವಿದ್ರೋಹವೆಸಗಬೇಡಿರಿ.</p>	<p>يَا أَيُّهَا الَّذِينَ آمَنُوا لَا تَحُونُوا إِلَى اللَّهِ وَالرَّسُولِ وَتَحُونُوا إِلَىٰ أَمْثَلِكُمْ وَأَنْتُمْ تَعْلَمُونَ ﴿٢٧﴾</p>
<p>28. ನಿಮ್ಮ ಸೊತ್ತುಗಳು ಮತ್ತು ನಿಮ್ಮ ಸಂತತಿಗಳು ವಾಸ್ತವದಲ್ಲಿ ಪರಿಕ್ಷಾ ಸಾಧನಗಳೆಂದೂ ಪ್ರತಿಫಲ ನೀಡಲು ಅಲ್ಲಾಹನ ಬಳಿ ಬೇಕಾದಷ್ಟಿದೆಯೆಂದೂ ತಿಳಿದುಕೊಳ್ಳಿರಿ.</p>	<p>وَاعْلَمُوا أَنَّمَا آمَاكُمُ وَأَوْلَادُكُمْ فِتْنَةٌ ۗ وَاللَّهُ عِنْدَهُ أَجْرٌ عَظِيمٌ ﴿٢٨﴾</p>
<p>29. ಓ ಸತ್ಯವಿಶ್ವಾಸಿಗಳೇ, ನೀವು ದೇವಭಯವನ್ನಿರಿಸಿಕೊಂಡರೆ ಅಲ್ಲಾಹನು ನಿಮಗೊಂದು ಒರೆಗಲ್ಲನ್ನು¹¹ ಒದಗಿಸುವನು. ನಿಮ್ಮ ದೋಷಗಳನ್ನು ನಿಮ್ಮಿಂದ ದೂರೀಕರಿಸುವನು ಮತ್ತು ನಿಮ್ಮ ಅಪರಾಧಗಳನ್ನು ಕ್ಷಮಿಸುವನು. ಅಲ್ಲಾಹ್ ಮಹಾ ಅನುಗ್ರಹದಾನಿಯಾಗಿರುತ್ತಾನೆ.</p>	<p>يَا أَيُّهَا الَّذِينَ آمَنُوا إِن تَتَّقُوا اللَّهَ يَجْعَلْ لَكُمْ فُرْقَانًا ۖ وَيُكَفِّرْ عَنْكُمْ سَيِّئَاتِكُمْ وَيَغْفِرْ لَكُمْ ۗ وَاللَّهُ ذُو الْفَضْلِ الْعَظِيمِ ﴿٢٩﴾</p>
<p>30. ಸತ್ಯನಿಷೇಧಿಗಳು ನಿಮ್ಮನ್ನು ಸೆರೆಹಿಡಿಯಲಿಕ್ಕೆ ಅಥವಾ ವಧಿಸಲಿಕ್ಕೆ ಅಥವಾ ದೇಶಭ್ರಷ್ಟ ಗೊಳಿಸಲಿಕ್ಕೆ ಗೂಢಾಲೋಚನೆ ನಡೆಸುತ್ತಿದ್ದ ಕಾಲವೂ ಸ್ಮರಣೀಯವಾಗಿದೆ.¹² ಅವರು ತಮ್ಮ ಕುತಂತ್ರಗಳನ್ನು ನಡೆಸುತ್ತಿದ್ದರು. ಅಲ್ಲಾಹನು ತನ್ನ ತಂತ್ರ ಹೂಡುತ್ತಿದ್ದನು ಮತ್ತು ಅಲ್ಲಾಹ್ ಅತ್ಯುತ್ತಮ ತಂತ್ರಜ್ಞನಾಗಿರುತ್ತಾನೆ.</p>	<p>وَإِذْ يَبْكُرُ بِكَ الَّذِينَ كَفَرُوا لِيُبْسِتُواكَ أَوْ يُقَاتِلُوكَ أَوْ يُخْرِجُوكَ ۖ وَيَسْكُرُونَ وَيَسْكُرُ اللَّهُ ۗ وَاللَّهُ خَيْرُ الْبَاكِرِينَ ﴿٣٠﴾</p>
<p>31. ಅವರಿಗೆ ನಮ್ಮ ವಚನಗಳನ್ನು ಓದಿ ಹೇಳಿದಾಗ ಅವರು,</p>	<p>وَإِذَا تُتْلَىٰ عَلَيْهِمْ آيَاتُنَا قَالُوا قَدْ سَمِعْنَا</p>
<p>10. 'ಅಮಾನತ್ತುಗಳು' ಎಂದರೆ ಒಬ್ಬನ ಮೇಲೆ ವಿಶ್ವಾಸ ತಾಳಿ ಅವನಿಗೆ ವಹಿಸಿಕೊಡಲಾಗುವ ಎಲ್ಲಾ ಜವಾಬ್ದಾರಿಗಳಾಗಿವೆ. ಅದು ಕರಾರನ್ನು ಈಡೇರಿಸುವುದು, ಸಾಮೂಹಿಕ ಸಂಧಾನ ಮಾಡಿಸುವುದು, ಸಮೂಹದ ರಹಸ್ಯ ಪಾಲನೆ ಮಾಡುವುದು, ವೈಯಕ್ತಿಕ ಅಥವಾ ಸಾಮೂಹಿಕ ಸೊತ್ತಿನ ಮೇಲ್ನೋಟ ಪಹಿಸುವುದು, ಯಾವುದೇ ಪದವಿ ಅಥವಾ ಹುದ್ದೆಯನ್ನು ಸ್ವೀಕರಿಸುವುದು ಮುಂತಾದ ವ್ಯಕ್ತಿಯ ಮೇಲಿನ ಭರವಸೆಯೊಂದಿಗೆ ಸಮಾಜ ಅವನಿಗೆ ನೀಡುವಂತಹ ಯಾವುದೇ ಹೊಣೆಗಾರಿಕೆಯಾಗಿರಬಹುದು.</p> <p>11. ಅಸಲಿ-ನಕಲಿಗಳ ವ್ಯತ್ಯಾಸವನ್ನು ಸ್ಪಷ್ಟಪಡಿಸುವ ವಸ್ತುವಿಗೆ ಒರೆಗಲ್ಲು ಎನ್ನಲಾಗುತ್ತದೆ. 'ಪುರ್ಕಾನ್'ನ ವ್ಯಾಖ್ಯಾನವೂ ಅದೇ ಆಗಿದೆ. ಆದ್ದರಿಂದಲೇ ನಾವು ಅದನ್ನು 'ಒರೆಗಲ್ಲು' ಎಂದು ಭಾಷಾಂತರಿಸಿದ್ದೇವೆ. ಲೋಕದಲ್ಲಿ ಅಲ್ಲಾಹನನ್ನು ಭಯಪಡುತ್ತಾ ಜೀವಿಸಿದರೆ, ಹೆಚ್ಚೆ ಹೆಚ್ಚೆಗೂ ಯಾವುದು ಸರಿ, ಯಾವುದು ತಪ್ಪು, ಸತ್ಯ ಮತ್ತು ದೇವನಡೆಗೆ ಕೊಂಡೊಯ್ಯುವ ಮಾರ್ಗ ಯಾವುದು ಹಾಗೂ ಮಿಥ್ಯಾಧಾರಿತ ಪಿಶಾಚಿಯೆಡೆಗೆ ಕೊಂಡೊಯ್ಯುವ ಮಾರ್ಗ ಯಾವುದು ಎಂದು ಸ್ವತಃ ಅರಿತುಕೊಳ್ಳುವಂತಹ ಶಕ್ತಿಯನ್ನು ಅಲ್ಲಾಹನು ನಿಮ್ಮಲ್ಲಿ ಬೆಳೆಸುವನು.</p> <p>12. ಇನ್ನು ಮುಹಮ್ಮದ್‌ರೂ(ಸ) ಮದೀನಾಕ್ಕೆ ಹೊರಟು ಹೋಗಲಿದ್ದಾರೆ ಎಂಬ ಕುರೈಶರ ಶಂಕೆ ನಿಜಗೊಳ್ಳುವ ಹಂತಕ್ಕೆ ತಲಪಿದ ಸಂದರ್ಭವನ್ನು ಇಲ್ಲಿ ಪ್ರಸ್ತಾಪಿಸಲಾಗಿದೆ. ಈ ವ್ಯಕ್ತಿ ಮಕ್ಕಾದಿಂದ ಹೊರಟು ಹೋದರೆ ಅಪಾಯ ಮಿತಿಮೀರಿ ಹೋಗುವುದು ಎಂದು ಆಗ ಅವರು ಪರಸ್ಪರ ಆಡಿಕೊಳ್ಳತೊಡಗಿದರು. ಆದ್ದರಿಂದ ಅವರ ಬಗ್ಗೆ ಅಂತಿಮ ತೀರ್ಮಾನ ತೆಗೆಯಲಿಕ್ಕಾಗಿ ಅವರು ಸಭೆಯೊಂದನ್ನು ಕರೆದರು. ಈ ಅಪಾಯವನ್ನು ನಿಗಿಸುವುದು ಹೇಗೆ ಎಂಬ ಬಗ್ಗೆ ಅವರು ಪರಸ್ಪರ ಸಮಾಲೋಚನೆ ನಡೆಸಿದರು.</p>	

- "ಹೌದು, ನಾವು ಕೇಳಿದೆವು. ನಾವು ಇಚ್ಛಿಸಿದರೆ ಇಂತಹ ಮಾತು ಗಳನ್ನು ನಾವೂ ಸೃಷ್ಟಿಸಿ ಹೇಳಬಲ್ಲೆವು. ಇವು ಹಿಂದಿನಿಂದಲೇ ಜನರು ಹೇಳುತ್ತಾ ಬಂದಿರುವ ಕಟ್ಟುಕಥೆಗಳಲ್ಲದೆ ಇನ್ನೇನೂ ಅಲ್ಲ" ಎನ್ನುತ್ತಿದ್ದರು.
32. "ದೇವಾ, ಇದು ನಿಜವಾಗಿಯೂ ನಿನ್ನ ಕಡೆಯಿಂದ ಬಂದ ಸತ್ಯವಾಗಿದ್ದರೆ ನಮ್ಮ ಮೇಲೆ ಆಕಾಶದಿಂದ ಕಲ್ಲಿನ ಮಳೆಗರೆಸು ಅಥವಾ ಇನ್ನಾವುದಾದರೂ ವೇದನಾತ್ಮಕ ಶಿಕ್ಷೆಯನ್ನು ತಾ" ಎಂದು ಹೇಳಿದ್ದ ಮಾತೂ ಜ್ಞಾಪಕದಲ್ಲಿದೆ.
33. ನೀವು ಅವರೊಂದಿಗೆ ಇರುವಾಗ ಅಲ್ಲಾಹ್ ಅವರ ಮೇಲೆ ಯಾತನೆ ಇಳಿಸುವವನಿರಲಿಲ್ಲ. ಜನರು ಕ್ಷಮಾಯಾಚನೆ ಮಾಡುತ್ತಿರುವಾಗ ಅವರನ್ನು ಶಿಕ್ಷಿಸುವುದೂ ಅಲ್ಲಾಹನ ರೂಢಿಯಲ್ಲ.
34. ಆದರೆ ಈಗ ಅವರು 'ಮಸ್ಜಿದುಲ್ ಹರಾಮ್'ನ ದಾರಿಯನ್ನು ತಡೆಯುತ್ತಿರುವಾಗ ಅವರ ಮೇಲೆ ಯಾತನೆಯನ್ನೇಕೆ ಇಳಿಸಬಾರದು? ವಸ್ತುತಃ ಅವರು ಆ ಮಸೀದಿಯ ಅರ್ಹ ವ್ಯವಸ್ಥಾಪಕರಲ್ಲ. ಅದರ ಅರ್ಹ ವ್ಯವಸ್ಥಾಪಕರು ಧರ್ಮನಿಷ್ಠರು ಮಾತ್ರವೇ ಆಗಬಲ್ಲರು. ಆದರೆ ಹೆಚ್ಚಿನವರು ಇದನ್ನು ತಿಳಿಯುವುದಿಲ್ಲ.
35. ಕಅಬಾದ ಬಳಿ ಅವರ ನಮಾಝ್ ಕೇವಲ ಸಿಳ್ಳು ಹೊಡೆಯುವುದು, ಕೈ ಚಪ್ಪಾಳೆ ಹೊಡೆಯುವುದು ಹೊರತು ಇನ್ನೇನೂ ಅಲ್ಲ. ಆದುದರಿಂದ ಇದೋ ನೀವು ಸತ್ಯವನ್ನು ನಿಷೇಧಿಸಿದುದರ ಫಲವಾಗಿ ಈಗ ಯಾತನೆಯ ಸವಿಯನ್ನುಣ್ಣಿರಿ.
36. ವಾಸ್ತವದಲ್ಲಿ ಸತ್ಯನಿಷೇಧಿಗಳು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯಲಿಕ್ಕಾಗಿ ತಮ್ಮ ಸಂಪತ್ತನ್ನು ವಿನಿಯೋಗಿಸುತ್ತಾರೆ. ಅವರು ಇನ್ನು ಮುಂದೆಯೂ ಇನ್ನಷ್ಟು ಖರ್ಚು ಮಾಡುತ್ತಿರುವರು. ಕೊನೆಗೆ ಈ ಪರಿಶ್ರಮಗಳೇ ಅವರಿಗೆ ವಿಷಾದದ ಕಾರಣಗಳಾಗುವವು. ಅನಂತರ ಅವರು ಪರಾಜಿತರಾಗುವರು. ಈ ಸತ್ಯನಿಷೇಧಿಗಳು ನರಕದ ಕಡೆಗೆ ಸುತ್ತುಗಟ್ಟಿ ತರಲ್ಪಡುವರು.
37. ಇದು ಅಲ್ಲಾಹ್ ಮಾಲಿನ್ಯವನ್ನು ನೈರ್ಮಲ್ಯದಿಂದ ಬೇರ್ಪಡಿಸಲಿಕ್ಕಾಗಿಯೂ ಎಲ್ಲಾ ವಿಧದ ಮಾಲಿನ್ಯಗಳನ್ನು

لَوْ نَشَاءُ لَقُلْنَا مِثْلَ هَذَا إِنْ هَذَا إِلَّا
أَسَاطِيرُ الْأَوَّلِينَ ﴿٣٠﴾

وَإِذْ قَالُوا اللَّهُمَّ إِنْ كَانَ هَذَا هُوَ الْحَقُّ
مِنْ عِنْدِكَ فَأَمْطِرْ عَلَيْنَا حِجَابًا مِّنَ
السَّمَاءِ أَوْ ائْتِنَا بِعَذَابٍ أَلِيمٍ ﴿٣١﴾

وَمَا كَانَ اللَّهُ لِيُعَذِّبَهُمْ وَأَنْتَ فِيهِمْ
وَمَا كَانَ اللَّهُ مُعَذِّبَهُمْ وَهُمْ يَسْتَغْفِرُونَ ﴿٣٢﴾

وَمَا لَهُمْ آلَا يُعَذِّبُهُمُ اللَّهُ وَهُمْ يَصُدُّونَ
عَنِ الْمَسْجِدِ الْحَرَامِ وَمَا كَانُوا أَوْلِيَاءَهُ
إِنْ أَوْلِيَاءُكَ إِلَّا الْمُتَّقُونَ وَلَكِنَّ أَكْثَرَهُمْ
لَا يَعْلَمُونَ ﴿٣٣﴾

وَمَا كَانَ صَلَاةُهُمْ عِنْدَ الْبَيْتِ إِلَّا
مُكَاةً وَتَصَدِيَةً فَذُوقُوا الْعَذَابَ بِمَا
كُنْتُمْ تَكْفُرُونَ ﴿٣٤﴾

إِنَّ الَّذِينَ كَفَرُوا يُنْفِقُونَ أَمْوَالَهُمْ لِيُضِلُّوا
عَنْ سَبِيلِ اللَّهِ فَسَيُنفِقُونَهَا ثُمَّ تَكُونُ
عَلَيْهِمْ حَسْرَةً ثُمَّ يُغْلَبُونَ وَالَّذِينَ كَفَرُوا
إِلَىٰ جَهَنَّمَ يُحْشَرُونَ ﴿٣٥﴾

لِيُمَيِّزَ اللَّهُ الْخَبِيثَ مِنَ الطَّيِّبِ وَيَجْعَلَ
الْخَبِيثَ بَعْضَهُ عَلَىٰ بَعْضٍ فَيَرْكُمَهُ جَمِيعًا

ಬಟ್ಟುಗೂಡಿಸಿ ಆ ಮೂಟೆಯನ್ನು 'ನರಕದಲ್ಲಿ' ತಳ್ಳಿಬಿಡಲಿಕ್ಕಾಗಿ ಯೂ ಆಗಿರುತ್ತದೆ. ಇವರೇ ನಿಜವಾಗಿ ನಷ್ಟಹೊಂದಿದವರು.

38. ಓ ಪೈಗಂಬರರೇ, ಈ ಸತ್ಯನಿಷೇಧಿಗಳೊಡನೆ ಹೇಳಿರಿ:-
"ಈಗಲಾದರೂ ನೀವು ಹಿಂಜರಿದರೆ ಹಿಂದೆ ಸಂಭವಿಸಿ ಹೋದುದನ್ನು ಕಡೆಗಣಿಸಲಾಗುವುದು." ಆದರೆ ಇವರು ಮುಂಚಿನ ನೀತಿಯನ್ನೇ ಪುನರಾವರ್ತಿಸಿದರೆ ಗತ ಜನಾಂಗಗಳ ಮೇಲೆ ಏನೆಲ್ಲ ಸಂಭವಿಸಿದೆಯೆಂಬುದು ಎಲ್ಲರಿಗೂ ತಿಳಿದೇ ಇದೆ.

39. ಓ ಸತ್ಯವಿಶ್ವಾಸಿಗಳೇ, 'ಫಿತ್ನ'(ಕ್ಷೋಭೆ) ಅಳಿದು ಹೋಗುವ ವರೆಗೂ 'ಧರ್ಮ'(ದೀನ್) ಸರ್ವಸಂಪೂರ್ಣವಾಗಿ ಅಲ್ಲಾಹನಿಗಾಗಿ ಆಗುವ ವರೆಗೂ ಈ ಸತ್ಯನಿಷೇಧಿಗಳೊಡನೆ ಹೋರಾಡಿರಿ. ಹಾಗೆ ಅವರು 'ಪೀಡನ' ದಿಂದ ತಡೆದು ನಿಂತರೆ ಅವರ ಕರ್ಮಗಳನ್ನು ವೀಕ್ಷಿಸುವವನು ಅಲ್ಲಾಹನಾಗಿರುತ್ತಾನೆ.

40. ಅವರು ಒಪ್ಪದಿದ್ದರೆ ಅಲ್ಲಾಹ್ ನಿಮ್ಮ ಸಂರಕ್ಷಕನೆಂದೂ ಅವನು ಅತ್ಯುತ್ತಮ ರಕ್ಷಕನೂ ಸಹಾಯಕನೂ ಆಗಿರುತ್ತಾನೆಂದೂ ತಿಳಿದುಕೊಳ್ಳಿರಿ.

41. *ನೀವು ಗಳಿಸಿದ ಯಾವುದೇ ಸಮರಾರ್ಜಿತ ಸೊತ್ತಿನ¹³ ಐದನೆಯ ಒಂದಂಶವು ಅಲ್ಲಾಹನಿಗೆ, ಅವನ ಸಂದೇಶವಾಹಕರಿಗೆ, ಸಂಬಂಧಿಕರಿಗೆ, ಅನಾಥರಿಗೆ, ನಿರ್ಗತಿಕರಿಗೆ ಮತ್ತು ಪ್ರಯಾಣಿ ಕರಿಗಾಗಿರುತ್ತದೆ ಎಂಬುದು ನಿಮಗೆ ತಿಳಿದಿರಬೇಕು. ನೀವು ಅಲ್ಲಾಹನ ಮೇಲೆ ಮತ್ತು ನಿಷ್ಕರ್ಷೆಯ ದಿನ ಅರ್ಥಾತ್ ಎರಡು ಸೇನೆಗಳು ಎದುರಾಗುವ ದಿನ ನಾವು ನಮ್ಮ ದಾಸನ ಮೇಲೆ ಅವತೀರ್ಣಗೊಳಿಸಿದುದರ ಮೇಲೆ ವಿಶ್ವಾಸವಿಟ್ಟಿದ್ದರೆ¹⁴ (ಈ ಪಾಲನ್ನು ಹೈತ್ಯೂರ್ವಕವಾಗಿ ಸಂದಾಯ ಮಾಡಿರಿ) ಅಲ್ಲಾಹನು ಪ್ರತಿಯೊಂದು ವಿಷಯದ ಸಾಮರ್ಥ್ಯವುಳ್ಳವನು.

42. ನೀವು ಕಣಿವೆಯ ಈ ಕಡೆಯಲ್ಲಿದ್ದರೆ, ಅವರು ಆ ಕಡೆಯಲ್ಲಿ

فَيَجْعَلُ فِيْ جَهَنَّمَ اَوْلِيَّكَ هُمُ الْخٰسِرُوْنَ ﴿١٣﴾

قُلْ لِلَّذِيْنَ كَفَرُوْا اِنْ يَنْتَهُوْا يُعْطَوْا لَهُمْ مَا قَدْ سَلَفَ ؕ وَاِنْ يَّعُوْدُوْا فَقَدْ مَضَتْ سُنَّتُ الْاَوَّلِيْنَ ﴿١٤﴾

وَقَاتِلُوْهُمْ حَتّٰى لَا تَكُوْنَ فِتْنَةً وَيَكُوْنَ الدِّيْنُ كُلُّهُ لِلّٰهِ ؕ اِنَّ اَنْتَهُمْ اَفْرٰٓتٌ لِلّٰهِ بِمَا يَعْْمَلُوْنَ بِصِيْرٍ ﴿١٥﴾

وَاِنْ تَوَلَّوْا فَاَعْلَمُوْا اَنَّ اللّٰهَ مَوْلٰكُمْ نَعَمَ الْمَوْلٰى وَنَعَمَ النَّصِيْرُ ﴿١٦﴾

وَاَعْلَمُوْا اَنَّآ غَنَمْتُمْ مِّنْ شَيْءٍ فَاَنَّ لِلّٰهِ خُمْسَهُ وَلِلرَّسُوْلِ وَلِذِي الْقُرْبٰى وَالْيَتٰمٰى وَالْمَسْكِيْنَ وَاَبْنِ السَّبِيْلِ اِنْ كُنْتُمْ اٰمِنْتُمْ بِاللّٰهِ وَمَا اَنْزَلْنَا عَلٰى عَبْدِنَا يَوْمَ الْفُرْقٰنِ يَوْمَ التَّتٰى الْجَمْعِيْنَ وَاللّٰهُ عَلٰى كُلِّ شَيْءٍ قَدِيْرٌ ﴿١٧﴾

اِذْ اَنْتُمْ بِالْعُدُوِّ الدِّيْنِيَا وَهُمْ بِالْعُدُوِّ

*ಇಲ್ಲಿಂದ 10ನೆಯ ಕಾಂಡ ಆರಂಭ.

13. ಉಪನ್ಯಾಸದ ಆರಂಭದಲ್ಲಿ ಸಮರಾರ್ಜಿತ ಸೊತ್ತಿನ ಬಗ್ಗೆ ಇದು ಅಲ್ಲಾಹನ ಅನುಗ್ರಹವಾಗಿದ್ದು ಅದರ ಬಗ್ಗೆ ತೀರ್ಮಾನ ಕೈಗೊಳ್ಳುವ ಅಧಿಕಾರ ಅಲ್ಲಾಹನಿಗೆ ಮತ್ತು ಅವನ ಪ್ರವಾದಿಗೆ ಮಾತ್ರವಿದೆ ಎಂದು ಹೇಳಲಾಗಿತ್ತು. ಇಲ್ಲಿ ಆ ತೀರ್ಮಾನ ಏನು ಎಂದು ಹೇಳಲಾಗುತ್ತಿದೆ ಮತ್ತು ಸಮರಾರ್ಜಿತ ಸೊತ್ತಿನ ವಿತರಣಾ ವಿಧಿಯನ್ನು ಗೊತ್ತುಪಡಿಸಲಾಗುತ್ತಿದೆ.

14. ಅರ್ಥಾತ್- ವಿಜಯ ಮತ್ತು ಸಮರಾರ್ಜಿತ ಸೊತ್ತಿನ ಪ್ರಾಪ್ತಿಗೆ ಕಾರಣವಾದ ಅಲ್ಲಾಹನ ಬೆಂಬಲ ಮತ್ತು ಸಹಾಯ.

ಬೀಡು ಬಿಟ್ಟಿದ್ದ ಮತ್ತು ವ್ಯಾಪಾರ ತಂಡವು ನಿಮಗಿಂತ ಕೆಳಗಡೆ (ಕರಾವಳಿಯ ಕಡೆ) ಇದ್ದ ಸಂದರ್ಭವನ್ನು ಸ್ಮರಿಸಿರಿ. ನಿಮ್ಮ ಮತ್ತು ಅವರ ನಡುವೆ ಮುಂಚಿತವಾಗಿಯೇ ಯುದ್ಧದ ಕರಾರಾಗಿರುತ್ತಿದ್ದರೆ, ನೀವು ಆ ಸಂದರ್ಭದಲ್ಲಿ ನಿಶ್ಚಯವಾಗಿಯೂ ನುಣುಚಿಕೊಳ್ಳುತ್ತಿದ್ದಿರಿ. ಆದರೆ ನಾಶ ಹೊಂದಬೇಕಾದವನು ಪ್ರತ್ಯಕ್ಷ ಪ್ರಮಾಣದೊಂದಿಗೆ ನಾಶಹೊಂದಬೇಕಿತ್ತು ಮತ್ತು ಜೀವಿಸಿರಬೇಕಾದವನು ಪ್ರತ್ಯಕ್ಷ ಪ್ರಮಾಣದೊಂದಿಗೆ ಜೀವಿಸಿರಬೇಕಿತ್ತು. ಅಲ್ಲಾಹನು ಮಾಡಿಕೊಂಡಿದ್ದ ಈ ನಿರ್ಧಾರವು ಪ್ರಕಟವಾಗಲಿಕ್ಕಾಗಿ ಇದೆಲ್ಲ ಸಂಭವಿಸಿತು. ನಿಶ್ಚಯವಾಗಿಯೂ ಅಲ್ಲಾಹನು ಸರ್ವಶ್ರುತನೂ ಸರ್ವಜ್ಞನೂ ಆಗಿರುತ್ತಾನೆ.

الْقُصُوفِ وَالرَّكْبُ اسْفَلَ مِنْكُمْ وَكُو
تَوَاعَدْتُمْ لِاحْتِلَافْتُمْ فِي الْمِيْعَادِ وَلَكِنْ
لِيَقْضِيَ اللهُ اَمْرًا كَانَ مَفْعُولًا لِيَهْلِكَ
مَنْ هَلَكَ عَنْ بَيِّنَةٍ وَيَحْيَى مَنْ سَى عَنْ
بَيِّنَةٍ ۗ وَاِنَّ اللهَ لَسَمِيْعٌ عَلِيْمٌ ﴿١٥﴾

43. ಓ ಸಂದೇಶವಾಹಕರೇ, ಅಲ್ಲಾಹನು ಅವರನ್ನು ನಿಮ್ಮ ಸ್ವಪ್ನದಲ್ಲಿ ಕಡಿಮೆ ಸಂಖ್ಯೆಯಲ್ಲಿ ತೋರಿಸುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ.¹⁵ ಅವನು ನಿಮಗೆ ಅವರ ಸಂಖ್ಯೆಯನ್ನು ಅಧಿಕವಾಗಿ ತೋರಿಸುತ್ತಿದ್ದರೆ, ನಿಶ್ಚಯವಾಗಿಯೂ ನೀವು ಧೈರ್ಯಗಡುತ್ತಿದ್ದಿರಿ ಮತ್ತು ಯುದ್ಧದ ವಿಷಯದಲ್ಲಿ ತರ್ಕಿಸಲಾರಂಭಿಸುತ್ತಿದ್ದಿರಿ. ಆದರೆ ಅಲ್ಲಾಹನೇ ನಿಮ್ಮನ್ನು ಇದರಿಂದ ರಕ್ಷಿಸಿದನು. ನಿಶ್ಚಯವಾಗಿಯೂ ಅವನು ಹೃದಯದಲ್ಲಿರುವುದನ್ನು ಅರಿಯುವವನಾಗಿರುತ್ತಾನೆ.

اِذْ يُرِيكُهُمُ اللهُ فِي مَنَامِكَ قَلِيْلًا ۗ وَكَو
اَرَكُهُمْ كَثِيْرًا فَفَسَلْتُمْ وَلَتَنَّا رَعْتُمْ
فِي الْاَمْرِ وَلَكِنَّ اللهَ سَلَّمَ ۗ اِنَّهٗ
عَلِيْمٌ بِدَاٰتِ الصُّدُوْرِ ﴿١٥﴾

44. ಅಲ್ಲಾಹನು ಸಂಗ್ರಾಮದ ವೇಳೆ ನಿಮ್ಮ ದೃಷ್ಟಿಯಲ್ಲಿ ಶತ್ರುಗಳನ್ನು ಕಡಿಮೆಯಾಗಿಯೂ ಅವರ ದೃಷ್ಟಿಯಲ್ಲಿ ನಿಮ್ಮನ್ನು ಕಡಿಮೆಯಾಗಿಯೂ ತೋರಿಸಿ ಕೊಟ್ಟ ಸಂದರ್ಭವನ್ನು ಸ್ಮರಿಸಿರಿ. (ಇದು) ಸಂಭವಿಸಬೇಕಾಗಿದ್ದುದನ್ನು ಪ್ರಕಟಗೊಳಿಸಲಿಕ್ಕಾಗಿ, ಕಟ್ಟಿ ಕಡೆಗೆ ಸಕಲ ವ್ಯವಹಾರಗಳೂ ಅಲ್ಲಾಹನ ಕಡೆಗೇ ಮರಳುತ್ತವೆ.

وَ اِذْ يُرِيكُمُوهُمْ ۗ اِذْ التَّقِيْتُمْ فِيْ اَعْيُنِكُمْ
قَلِيْلًا ۗ وَيَقَلِّلْكُمْ فِيْ اَعْيُنِهِمْ لِيَقْضِيَ اللهُ
اَمْرًا كَانَ مَفْعُوْلًا ۗ وَاِلَى اللهِ تُرْجَعُ الْاُمُوْرُ ﴿١٦﴾

45. ಓ ಸತ್ಯವಿಶ್ವಾಸಿಗಳೇ, ಯಾವುದಾದರೊಂದು ತಂಡದೊಂದಿಗೆ ನಿಮ್ಮ ಹೋರಾಟ ನಡೆದರೆ ನೀವು ಸುಸ್ಥಿರರಾಗಿರಿ ಮತ್ತು ಅಲ್ಲಾಹನನ್ನು ಅತಿ ಹೆಚ್ಚಾಗಿ ಸ್ಮರಿಸಿರಿ. ನಿಮಗೆ ವಿಜಯ ಪ್ರಾಪ್ತಿಯಾದೀತೆಂದು ನಿರೀಕ್ಷಿಸಬಹುದು.

يَا أَيُّهَا الَّذِينَ آمَنُوا إِذِ الْقِتْمُ فَعَةً فَاتَّبِعُوا
وَ اذْكُرُوا اللهَ كَثِيْرًا لَّعَلَّكُمْ تُفْلِحُوْنَ ﴿١٦﴾

46. ಅಲ್ಲಾಹ್ ಮತ್ತು ಅವನ ರಸೂಲರನ್ನು ಅನುಸರಿಸಿರಿ. ಪರಸ್ಪರ

وَ اطِيعُوا اللهَ وَ رَسُوْلَهٗ ۗ وَ لَا تَتَّخِذُوا فَتَنَسًا ۗ

15. ಇದು ಪ್ರವಾದಿವರ್ಯರು(ಸ) ಮುಸ್ಲಿಮರ ಜತೆಗೆ ಮದೀನಾದಿಂದ ಹೊರಡುತ್ತಿದ್ದ ಅಥವಾ ಹೊರಟು ಯಾವುದೋ ಪ್ರದೇಶಕ್ಕೆ ತಲಪಿದ್ದ ಸಂದರ್ಭದ ಕುರಿತು ಹೇಳಲಾಗಿರುವ ಮಾತು. ಸತ್ಯನಿಷೇಧಿಗಳ ಸೇನೆ ಎಷ್ಟು ದೊಡ್ಡದು ಎಂದು ಆ ತನಕ ವ್ಯಕ್ತವಾಗಿರಲಿಲ್ಲ. ಆಗ ಪ್ರವಾದಿವರ್ಯರು(ಸ) ಕನಸಿನಲ್ಲಿ ಆ ಸೇನೆಯನ್ನು ಕಂಡರು. ಅವರಿಗೆ ತೋರಿಸಲಾದ ದೃಶ್ಯದಿಂದ ಸತ್ಯನಿಷೇಧಿಗಳೂ ಹೆಚ್ಚಿನ ಸಂಖ್ಯೆಯಲ್ಲೇನೂ ಇಲ್ಲವೆಂದು ಪ್ರವಾದಿವರ್ಯರು(ಸ) ಅಂದಾಜಿಸಿದರು.

<p>ಜಗಳಾಡಬೇಡಿರಿ. ಅನ್ಯಥಾ ನಿಮ್ಮಲ್ಲಿ ದೌರ್ಬಲ್ಯವುಂಟಾಗುವುದು ಮತ್ತು ನೀವು ಭೀರುಗಳಾಗಿ ಬಿಡುವಿರಿ. ಸಹನೆಯಿಂದ ವರ್ತಿಸಿರಿ.¹⁶ ಅಲ್ಲಾಹನು ಸಹನಶೀಲರೊಂದಿಗೆ ಇದ್ದಾನೆ.</p>	<p>وَتَذَهَبَ رَيْحُكُمْ وَاصْبِرُوا إِنَّ اللَّهَ مَعَ الصَّابِرِينَ ﴿٥٦﴾</p>
<p>47. ತಮ್ಮ ಮನೆಗಳಿಂದ ಅಹಂಭಾವದಿಂದಲೂ ಜನರಿಗೆ ತಮ್ಮ ರೀವಿಯನ್ನು ತೋರಿಸುತ್ತಲೂ ಹೊರಡುವವರ ರೀತಿ ನೀತಿಗಳನ್ನು ಅನುಕರಿಸಬೇಡಿರಿ. ಅಲ್ಲಾಹನ ಮಾರ್ಗದಿಂದ ತಡೆಯುವುದು ಅವರ ನೀತಿ. ಅವರ ಯಾವ ಕೃತ್ಯವೂ ಅಲ್ಲಾಹನ ಹಿಡಿತದಿಂದ ಹೊರಗಿಲ್ಲ.</p>	<p>وَلَا تَكُونُوا كَالَّذِينَ خَرَجُوا مِنْ دِيَارِهِمْ بَطْرًا وَرَأْيِ النَّاسِ وَيَصُدُّونَ عَنْ سَبِيلِ اللَّهِ وَاللَّهُ بِمَا يَعْمَلُونَ مُخِيطٌ ﴿٥٧﴾</p>
<p>48. ಶೈತಾನನು ಅವರ ದುಷ್ಟರ್ಮಗಳನ್ನು ಅವರ ದೃಷ್ಟಿಗಳಲ್ಲಿ ಸುಂದರವಾಗಿಸಿ ತೋರಿಸಿದ ಹಾಗೂ "ಇಂದು ಜನರಲ್ಲಾರೂ ನಿಮ್ಮನ್ನು ಜಯಿಸಲು ಸಾಧ್ಯವಿಲ್ಲ ಮತ್ತು ನಾನು ನಿಮ್ಮ ಸಂಗಡವಿದ್ದೇನೆ" ಎಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಆದರೆ ಇತ್ತಂಡಗಳು ಎದುರ್ಗೊಂಡಾಗ ಅವನು ಹಿಮ್ಮೆಟ್ಟಿದನು ಮತ್ತು "ನನ್ನ ಮತ್ತು ನಿಮ್ಮ ಒಡನಾಟವಿಲ್ಲ. ನೀವು ಕಾಣದುದನ್ನು ನಾನು ಕಾಣುತ್ತಿದ್ದೇನೆ. ನನಗೆ ಅಲ್ಲಾಹನ ಭಯವಾಗುತ್ತದೆ ಮತ್ತು ಅಲ್ಲಾಹನು ಅತ್ಯಂತ ಕಠಿಣವಾಗಿ ಶಿಕ್ಷಿಸುವವನು" ಎಂದು ಹೇಳಿದನು.</p>	<p>وَإِذْ زَيَّنَ لَهُمُ الشَّيْطَانُ أَعْمَالَهُمْ وَقَالَ لَا غَالِبَ لَكُمْ الْيَوْمَ مِنَ النَّاسِ وَإِنِّي جَارٌ لَكُمْ فَكَمَا تَرَائِتَ الْفُتَيْنِ نَكَصَ عَلَى عَقْبَيْهِ وَ قَالَ إِنِّي بِرِئْسٍ مِّنْكُمْ إِنِّي أَرَى مَا لَا تَرَوْنَ إِنِّي أَخَافُ اللَّهَ وَ اللَّهُ شَدِيدُ الْعِقَابِ ﴿٥٨﴾</p>
<p>49. "ಇವರನ್ನಂತು ಇವರ 'ಧರ್ಮ'ವು ಮರುಳುಗೊಳಿಸಿದೆ" ಎಂದು ಕಪಟವಿಶ್ವಾಸಿಗಳೂ ಹೃದಯಗಳಲ್ಲಿ ರೋಗ ತಗಲಿದವರೂ ಹೇಳುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ¹⁷ ವಸ್ತುತಃ ಯಾರಾದರೂ</p>	<p>إِذْ يَقُولُ الْمُبْفِقُونَ وَالَّذِينَ فِي قُلُوبِهِمْ مَّرَضٌ غَرَّهُ هَؤُلَاءِ دِينُهُمْ وَمَنْ</p>
<p>16. ಅರ್ಥಾತ್- ತಮ್ಮ ಭಾವನೆ ಮತ್ತು ಬಯಕೆಗಳನ್ನು ನಿಯಂತ್ರಣದಲ್ಲಿಡಿರಿ. ಆತುರ, ಭಯಾಶಂಕೆ, ದುರಾಶೆ ಮತ್ತು ಸಲ್ಲದ ಉದ್ಯೇಗಗಳಿಂದ ದೂರವಿರಿ. ಶಾಂತಚಿತ್ತದಿಂದ ವ್ಯವಧಾನಪೂರ್ವಕ ನಿರ್ಧಾರ ಕೈಗೊಳ್ಳಿರಿ. ಆತಂಕ ಮತ್ತು ಸಂಕಷ್ಟಗಳು ಎದುರಾದರೆ ನೀವು ವಿಚಲಿತರಾಗಬಾರದು. ಉದ್ಯೇಕಕಾರಿ ಪರಿಸ್ಥಿತಿ ತಲೆದೋರಿದರೆ ಕೋಪಾವಿಷ್ಣುರಾಗಿ ಸಲ್ಲದ ವರ್ತನೆಗಳು ನಿಮ್ಮಿಂದ ಆಗಿ ಹೋಗಬಾರದು. ನಿರಂತರ ಸಂಕಷ್ಟ ಎರಗಿ ಪರಿಸ್ಥಿತಿ ಹದಗೆಡುತ್ತಿರುವುದನ್ನು ಕಂಡಾಗ ನೀವು ಭಯವಿಪ್ಪಲರಾಗಿ ಸ್ಥಿಮಿತ ಕಳಕೊಳ್ಳದಿರಿ. ಉದ್ದೇಶ ಸಾಧನೆಯ ಹುಮ್ಮಸ್ಸಿನಲ್ಲಿ ತಲ್ಲಣರಾಗದಿರಿ. ಅಪರಿಪಕ್ವ ಉಪಾಯಗಳು ಮೇಲ್ನೋಟಕ್ಕೆ ಫಲಪ್ರದವಾಗುತ್ತಿರುವಂತೆ ಕಂಡಾಗ ಆತುರದ ತೀರ್ಮಾನ ಕೈಗೊಳ್ಳದಿರಿ. ಲೌಕಿಕ ಪ್ರಯೋಜನ- ಲಾಭಗಳು ಹಾಗೂ ದೇಹೇಚ್ಛೆಗಳ ಆಮಿಷ ನಿಮ್ಮನ್ನು ಸೆಳೆಯಬಯಸಿದರೆ ಅನಿಯಂತ್ರಿತವಾಗಿ ಅದರತ್ತ ಹರಿದು ಹೋಗುವಷ್ಟು ನಿಮ್ಮ ವ್ಯಕ್ತಿತ್ವವನ್ನು ದುರ್ಬಲ ಪಡಿಸಿಕೊಳ್ಳದಿರಿ. 'ಸಹನೆ' ಎಂಬ ಒಂದು ಶಬ್ದದಲ್ಲಿ ಈ ಎಲ್ಲಾ ಅರ್ಥಗಳೂ ಅಡಕವಾಗಿವೆ. ಹೀಗೆ ಎಲ್ಲ ವಿಧದಲ್ಲೂ ಸಹನೆ ತೋರುವವರಿಗೆ ನನ್ನ ಸಹಾಯ ಪ್ರಾಪ್ತವಾಗುವುದು ಎಂದು ಅಲ್ಲಾಹನು ಹೇಳುತ್ತಿದ್ದಾನೆ.</p>	
<p>17. ಅರ್ಥಾತ್- ಸಾಧನಾನುಕೂಲತೆಗಳಿಲ್ಲದ ಮುಸ್ಲಿಮರ ಸಣ್ಣ ಗುಂಪು ಕುರೈಶರ ಪ್ರಬಲ ಶಕ್ತಿಯೊಂದಿಗೆ ಸಂಘರ್ಷಿಸಲು ಹೋಗುತ್ತಿರುವುದನ್ನು ಕಂಡು ಮದೀನಾದ ಕಪಟವಿಶ್ವಾಸಿಗಳು ಮತ್ತು ಲೋಕದಲ್ಲಿ ಮೈಮರತು ದೇವವಿಸ್ಮೃತಿಯ ರೋಗಕ್ಕೆ ಈಡಾಗಿದ್ದ ಜನರು, "ಈ ವ್ಯಕ್ತಿಗಳು ತಮ್ಮ ಧರ್ಮಭೀರುತನದಿಂದ ಹುಚ್ಚರಾಗಿದ್ದಾರೆ" ಎಂದು ಪರಸ್ಪರ ಹೇಳಿಕೊಳ್ಳುತ್ತಿದ್ದರು. ಈ ಹೋರಾಟದಲ್ಲಿ ಅವರು ಖಂಡಿತ ನಾಶ ಹೊಂದುವರು. ಅವರು ವಿವೇಕವನ್ನೇ ಕಳೆದುಕೊಂಡು ಬಿಡುವ ರೀತಿಯಲ್ಲಿ ಈ ಪ್ರವಾದಿಯು ಅವರ ಮೇಲೆ ಮಂತ್ರ ಊದಿ ಬಿಟ್ಟಿದ್ದಾರೆ. ಕಣ್ಣಾರೆ ಕಂಡೂ ಅವರು ಮೃತ್ಯುದವಡೆಗೆ ಹೊರಟು ಹೋಗುತ್ತಿದ್ದಾರೆ" ಎಂದು ಅವರು ಆಡಿಕೊಳ್ಳುತ್ತಿದ್ದರು.</p>	

ಅಲ್ಲಾಹನ ಮೇಲೆ ಭರವಸೆಯನ್ನಿಟ್ಟರೆ ಅಲ್ಲಾಹನು ಮಹಾ ಪ್ರತಾಪಿಯೂ ಯುಕ್ತಪೂರ್ಣನೂ ಆಗಿರುತ್ತಾನೆ.

يَتَوَكَّلْ عَلَى اللَّهِ فَإِنَّ اللَّهَ عَزِيزٌ حَكِيمٌ ﴿٥٠﴾

50. ದೇವಚರರು (ಹತರಾದ) ಸತ್ಯನಿಷೇಧಿಗಳ ಪ್ರಾಣಹರಣ ಮಾಡುತ್ತಿದ್ದಾಗಿನ ಸ್ಥಿತಿಯನ್ನು ನೀವು ನೋಡುತ್ತಿದ್ದರೆ! ಅವರು ಅವರ ಮುಖಗಳ ಹಾಗೂ ಸೊಂಟಗಳ ಮೇಲೆ ಪ್ರಹಾರಗಳನ್ನೆಸಗುತ್ತ, "ಇದೋ ಈಗ ಸುಡುವ ಶಿಕ್ಷೆಯನ್ನು ಸವಿಯಿರಿ.

وَلَوْ تَرَىٰ إِذِ يَتَوَكَّلُ الَّذِينَ كَفَرُوا لِمَلِكِهِ يَضْرِبُونَ وُجُوهَهُمْ وَأَدْبَارَهُمْ وَذُفُورًا عَذَابَ الْحَرِيقِ ﴿٥١﴾

51. ನಿಮ್ಮ ಸ್ವಹಸ್ತಗಳು ಈ ಮುಂಚೆ ಸಿದ್ಧಗೊಳಿಸಿಟ್ಟಿದ್ದ ಸಾಧನಗಳ ಪ್ರತಿಫಲವಿದು. ಅನ್ಯಥಾ ಅಲ್ಲಾಹನು ತನ್ನ ದಾಸರ ಮೇಲೆ ಅಕ್ರಮವೆಸಗುವವನಲ್ಲ" ಎಂದು ಹೇಳುತ್ತಲಿದ್ದರು.

ذٰلِكَ بِمَا قَدَّمْتُمْ اَيْدِيكُمْ وَاَنَّ اللّٰهَ لَيْسَ بِظَلّٰمٍ لِّلْعٰبِدِ ﴿٥٢﴾

52. ಈ ಘಟನೆಯು ಫಿರ್‌ಔನಿನ ಜನಾಂಗ ಮತ್ತು ಅವರಿಗಿಂತ ಮುಂಚಿನ ಇತರ ಜನಾಂಗಗಳೊಂದಿಗೆ ಸಂಭವಿಸುತ್ತ ಬಂದಂತೆ ಅವರ ಮೇಲೂ ಸಂಭವಿಸಿತು. ಅವರು ಅಲ್ಲಾಹನ ನಿರ್ದೋಷಗಳನ್ನು ನಿರಾಕರಿಸಿದರು ಮತ್ತು ಅಲ್ಲಾಹನ ಅವರ ಪಾಪಗಳಿಗಾಗಿ ಅವರನ್ನು ಹಿಡಿದು ಬಿಟ್ಟನು. ಅಲ್ಲಾಹನು ಪ್ರಬಲನೂ ಅತ್ಯಂತ ಕಠಿಣವಾಗಿ ದಂಡಿಸುವವನೂ ಆಗಿರುತ್ತಾನೆ.

كَذٰبٍ اِلٰ فِرْعَوْنَ وَاَلَّذِيْنَ مِنْ قَبْلِهِمْ كَفَرُوْا بِآيٰتِ اللّٰهِ فَاَخَذَ اللّٰهُ بِذُنُوْبِهِمْ اِنَّ اللّٰهَ قَوِيٌّ شَدِيْدٌ الْعِقَابِ ﴿٥٣﴾

53. ಇದೇಕೆಂದರೆ ಅಲ್ಲಾಹನು ಯಾವುದೇ ಜನಾಂಗದ ಮೇಲೆ ಮಾಡಿದ ಅನುಗ್ರಹವನ್ನು ಆ ಜನಾಂಗ ತನ್ನನ್ನು ತಾನೇ ಬದಲಾಯಿಸಿಕೊಳ್ಳುವವರೆಗೂ ಬದಲಾಯಿಸುವ ಪರಿಪಾಟಿ ಅವನಿಗಿಲ್ಲ. ಅಲ್ಲಾಹನು ಸರ್ವಶ್ರುತನೂ ಸರ್ವಜ್ಞನೂ ಆಗಿರುತ್ತಾನೆ.

ذٰلِكَ بِاَنَّ اللّٰهَ لَمْ يَكُ مَغْرِبًا لِّلْعَمٰةٍ اَنعَمَهَا عَلٰى قَوْمٍ حَتّٰى يُغَيِّرُوْا مَا بِاَنْفُسِهِمْ وَاَنَّ اللّٰهَ سَمِيْعٌ عَلِيْمٌ ﴿٥٤﴾

54. ಫಿರ್‌ಔನಿನ ಜನಾಂಗ ಮತ್ತು ಅದಕ್ಕಿಂತ ಮುಂಚಿನ ಜನಾಂಗದವರ ಮೇಲೆ ಸಂಭವಿಸಿದುದೆಲ್ಲ ಇದೇ ನಿಯಮಕ್ಕನುಸಾರವಾಗಿತ್ತು. ಅವರು ತಮ್ಮ ಪ್ರಭುವಿನ ನಿರ್ದೋಷಗಳನ್ನು ಸುಳ್ಳಾಗಿಸಿದರು. ಆಗ ನಾವು ಅವರ ಪಾಪಗಳ ಫಲವಾಗಿ ಅವರನ್ನು ನಾಶಗೊಳಿಸಿದೆವು ಮತ್ತು ಫಿರ್‌ಔನಿನ ಜನಾಂಗವನ್ನು ಮುಳುಗಿಸಿದೆವು. ಇವರೆಲ್ಲರೂ ಅಕ್ರಮಿಗಳಾಗಿದ್ದರು.

كَذٰبٍ اِلٰ فِرْعَوْنَ وَاَلَّذِيْنَ مِنْ قَبْلِهِمْ كَذَّبُوْا بِآيٰتِ رَبِّهِمْ فَاَهْلَكْنٰهُمْ بِذُنُوْبِهِمْ وَاَعْرَضْنَا اِلٰ فِرْعَوْنَ وَاَكْبٰرُ كٰنُوْا ظٰلِمِيْنَ ﴿٥٥﴾

55. ನಿಶ್ಚಯವಾಗಿಯೂ ಭೂಮಿಯ ಮೇಲೆ ಚಲಿಸುವ ಸೃಷ್ಟಿಗಳಲ್ಲಿ ಸತ್ಯವನ್ನು ನಿರಾಕರಿಸುವವರೇ ಅಲ್ಲಾಹನ ಬಳಿ ಅತ್ಯಂತ ನಿಕ್ಕಷ್ಟರು. ಅವರು ಎಷ್ಟು ಮಾತ್ರಕ್ಕೂ ವಿಶ್ವಾಸವಿರಿಸುವವರಲ್ಲ.

اِنَّ شَرَّ الدّٰوَابِّ عِنْدَ اللّٰهِ الَّذِيْنَ كَفَرُوْا فَهُمْ لَا يُؤْمِنُوْنَ ﴿٥٦﴾

56. (ಮುಖ್ಯವಾಗಿ) ಅವರ ಪೈಕಿ ನಿಮ್ಮೊಡನೆ ಒಪ್ಪಂದ ಮಾಡಿ

اَلَّذِيْنَ عٰهَدْتُمْ مِنْهُمْ ثُمَّ يَنْفُضُوْنَ

<p>ಕೊಂಡವರು. ಅವರು ಪ್ರತಿ ಸಲವೂ ಅದನ್ನು ಮುರಿಯುತ್ತಾರೆ ಮತ್ತು ಸ್ವಲ್ಪವೂ ಅಲ್ಲಾಹನ ಭಯವಿರಿಸುವುದಿಲ್ಲ.¹⁸</p>	<p>عَهْدَهُمْ فِي كَلِّ مَرَّةٍ وَهُمْ لَا يَتَّقُونَ ﴿٥٨﴾</p>
<p>57. ಅವರು ಯುದ್ಧದಲ್ಲಿ ನಿಮಗೆ ಸೆರೆ ಸಿಕ್ಕಿದರೆ ಮುಂದೆ ಇದೇ ನೀತಿಯನ್ನುನುಸರಿಸುವ ಇತರರಿಗೆ ಒಂದು ಪಾಠವಾಗುವ ರೀತಿಯಲ್ಲಿ ತಕ್ಕ ಶಿಕ್ಷೆ ಕೊಡಿರಿ.¹⁹</p>	<p>فَأَمَّا تَتَقَفْتَهُمْ فِي الْحَرْبِ فَشَرِّدْ بِهِمْ مِّنْ خَلْفِهِمْ لَعَلَّهُمْ يَدَّكَّرُونَ ﴿٥٩﴾</p>
<p>58. ನಿಮಗಂದಾದರೂ ಯಾವುದಾದರೊಂದು ಜನಾಂಗದಿಂದ ವಂಚನೆಯ ಅಶಂಕೆಯಿದ್ದರೆ ಅದರ ಕರಾರನ್ನು ಅದರ ಮುಂದೆ ಎಸೆದು ಬಿಡಿರಿ.²⁰ ನಿಶ್ಚಯವಾಗಿಯೂ ಅಲ್ಲಾಹನು ವಂಚಕರನ್ನು ಮೆಚ್ಚುವುದಿಲ್ಲ.</p>	<p>وَأَمَّا تَخَافَنَّ مِنْ قَوْمٍ خِيَانَةً فَانْبِذِي إِلَيْهِمْ عَلَىٰ سَوَاءٍ ۗ إِنَّ اللَّهَ لَا يُحِبُّ الْخَائِبِينَ ﴿٦٠﴾</p>
<p>59. ಸತ್ಯನಿಷೇಧಿಗಳು ತಾವು ಗೆದ್ದವೆಂಬ ಅಪಗ್ರಹಿಕೆಯಲ್ಲಿರುವುದು ಬೇಡ. ಖಂಡಿತವಾಗಿಯೂ ಅವರು ನಮ್ಮನ್ನು ಸೋಲಿಸಲಾರರು.</p>	<p>وَلَا يَصْبِرَنَّ الَّذِينَ كَفَرُوا وَسَبِقُوا إِلَىٰ إِهْلِكِهِمْ لَا يُعْجِزُونَ ﴿٦١﴾</p>
<p>60. ನೀವು ನಿಮ್ಮಿಂದ ಸಾಧ್ಯವಾದಷ್ಟು ಹೆಚ್ಚು ಶಕ್ತಿಯನ್ನು ಹಾಗೂ ಸಾಕಿ ಸಿದ್ಧಗೊಳಿಸಿದ ಕುದುರೆಗಳನ್ನು ಅವರೊಡನೆ ಹೋರಾಟ ನಡೆಸಲಿಕ್ಕಾಗಿ ಅಣಿಗೊಳಿಸಿಕೊಳ್ಳಿರಿ.²¹ ಇದರ ಮೂಲಕ ಅಲ್ಲಾಹನ ಶತ್ರು, ನಿಮ್ಮ ಶತ್ರು ಮತ್ತು ನಿಮಗೆ ಅರಿವಿಲ್ಲದ ಹಾಗೂ ಅಲ್ಲಾಹನಿಗೆ ಅರಿವಿರುವ ಇತರ ಶತ್ರುಗಳನ್ನು ಭೇತಿಗೊಳಿಸಲಿಕ್ಕಾಗಿ. ಅಲ್ಲಾಹನ ಮಾರ್ಗದಲ್ಲಿ ನೀವು ಏನೆಲ್ಲಾ ಖರ್ಚು ಮಾಡುವಿರೋ ಅದರ ಸರ್ವ ಸಂಪೂರ್ಣ ಪ್ರತಿಫಲವನ್ನು ನಿಮಗೆ ಮರಳಿಸಲಾಗುವುದು ಮತ್ತು ನಿಮ್ಮೊಂದಿಗೆ ಎಷ್ಟು ಮಾತ್ರಕ್ಕೂ ಅನ್ಯಾಯ ಮಾಡಲಾಗದು.</p>	<p>وَأَعِدُّوا لَهُمْ مَا اسْتَطَعْتُمْ مِنْ قُوَّةٍ وَمِنْ رِبَاطِ الْخَيْلِ تُرْهِبُونَ بِهِ عَدُوَّ اللَّهِ وَعَدُوَّكُمْ وَآخَرِينَ مِنْ دُونِهِمْ لَا تَعْلَمُونَهُمُ اللَّهُ يَعْلَمُهُمْ ۗ وَمَا تُنْفِقُوا مِنْ شَيْءٍ فِي سَبِيلِ اللَّهِ يُوَفَّ إِلَيْكُمْ وَأَنْتُمْ لَا تُظْلَمُونَ ﴿٦٢﴾</p>
<p>18. ಇಲ್ಲಿ ವಿಶೇಷವಾಗಿ ಯಹೂದಿಯರ ಕಡೆಗೆ ಸೂಚಿಸಲಾಗಿದೆ. ಅವರ ಮತ್ತು ಮುಹಮ್ಮದ್(ಸ) ನಡುವೆ ಒಪ್ಪಂದ ಏರ್ಪಟ್ಟಿತ್ತು. ಅದರ ಹೊರತಾಗಿಯೂ ಅವರು ಪ್ರವಾದಿವರ್ಯರು(ಸ) ಮತ್ತು ಮುಸ್ಲಿಮರನ್ನು ವಿರೋಧಿಸುವುದರಲ್ಲಿ ನಿರತರಾಗಿದ್ದರು. ಬದ್ರು ಯುದ್ಧವಾದ ತಕ್ಷಣ ಅವರು ಪ್ರತೀಕಾರ ತೀರಿಸುವಂತೆ ಕುರೈಶರನ್ನು ಕೆರಳಿಸಲಾರಂಭಿಸಿದರು.</p> <p>19. ಅಂದರೆ ಯಾವುದೇ ಜನಾಂಗದೊಂದಿಗೆ ನಮಗೆ ಒಪ್ಪಂದವಿರುವಾಗ ಅವರು ಒಪ್ಪಂದದ ಹೊಣೆಗಾರಿಕೆಗಳನ್ನೆಲ್ಲಾ ಒತ್ತಟ್ಟಿಗಿರಿಸಿ ನಮ್ಮ ವಿರುದ್ಧ ಯಾವುದೇ ಯುದ್ಧದಲ್ಲಿ ಭಾಗವಹಿಸಿದರೆ, ನಾವೂ ಒಪ್ಪಂದದ ನೈತಿಕ ಹೊಣೆಗಾರಿಕೆಗಳಿಂದ ಮುಕ್ತವಾಗಿ ಬಿಡುತ್ತೇವೆ. ಅವರೊಂದಿಗೆ ನಾವು ಯುದ್ಧ ಮಾಡಬಹುದು. ಹಾಗೆಯೇ ಯಾವುದಾದರೂ ಜನಾಂಗದೊಂದಿಗೆ ಯುದ್ಧ ನಿರತವಾಗಿರುವಾಗ ಒಪ್ಪಂದವಿರುವ ಜನಾಂಗದ ವ್ಯಕ್ತಿಗಳೂ ಶತ್ರುಗಳ ಜತೆ ಶಾಮಿಲಾಗಿರುವುದನ್ನು ಕಂಡರೆ, ಅವರನ್ನು ವಧಿಸಲು ಮತ್ತು ಅವರ ಜತೆ ಶತ್ರುಗಳಂತೆ ವರ್ತಿಸಲು ನಾವು ಕಿಂಚಿತ್ತೂ ಸಂಕೋಚಪಡಬೇಕಾಗಿಲ್ಲ.</p> <p>20. ಅರ್ಥಾತ್ “ನಮ್ಮ-ನಿಮ್ಮ ನಡುವೆ ಯಾವ ಒಪ್ಪಂದವೂ ಇಲ್ಲ. ಏಕೆಂದರೆ ನೀವು ಒಪ್ಪಂದವನ್ನು ಮುರಿದಿದ್ದೀರಿ” ಎಂದು ಅವರನ್ನು ಸ್ಪಷ್ಟವಾಗಿ ಎಚ್ಚರಿಸಿ ಬಿಡಿರಿ.</p> <p>21. ಅರ್ಥಾತ್- ಅವಶ್ಯಕತೆ ತಲೆದೋರಿದಾಗ ಕ್ಷಿಪ್ರವಾಗಿ ಯುದ್ಧದ ಕಾರ್ಯಾಚರಣೆ ನಡೆಸಲು ಸಾಧ್ಯವಾಗುವಂತೆ ಯುದ್ಧ ಸಾಮಗ್ರಿ ಮತ್ತು ಸ್ಥಿರವಾದ ಸೇನೆ ಸದಾ ನಿಮ್ಮ ಬಳಿ ಸಿದ್ಧವಿರಬೇಕು. ಅಪಾಯ ಸನ್ನಿಹಿತವಾದಾಗ ಲಗುಬಗೆಯಿಂದ ಸ್ವಯಂಸೇವಕರು, ಶಸ್ತ್ರಾಸ್ತ್ರ ಮತ್ತು ಯುದ್ಧ ಸಾಮಗ್ರಿಗಳನ್ನು ಕಲೆಹಾಕಲು ಪ್ರಯತ್ನಿಸುವ ಸ್ಥಿತಿ ಬರಬಾರದು. ನಿಮ್ಮ ಸಿದ್ಧತೆ ನಡೆಯುತ್ತಿರುವಾಗಲೇ ಶತ್ರುಗಳು ತಮ್ಮ ಕೆಲಸ ಸಾಧಿಸಿ ಬಿಡುವಂತಾಗಬಾರದು.</p>	

61. ಓ ಪೈಗಂಬರರೇ, ಶತ್ರುವು ಶಾಂತಿ ಸಂಧಾನಗಳ ಕಡೆಗೆ ವಾಲಿದರೆ ನೀವೂ ಅದಕ್ಕೆ ಸಿದ್ಧರಾಗಿರಿ ಮತ್ತು ಅಲ್ಲಾಹನ ಮೇಲೆ ಭರವಸೆಯನ್ನಿರಿಸಿರಿ. ನಿಶ್ಚಯವಾಗಿಯೂ ಅವನೇ ಸರ್ವಶ್ರುತನೂ ಸರ್ವಜ್ಞನೂ ಆಗಿರುತ್ತಾನೆ.

وَإِنْ جَنَّحُوا لِلسَّلَامِ فَاَجْنَحْ لَهَا وَتَوَكَّلْ عَلَى اللَّهِ إِنَّهُ هُوَ السَّمِيعُ الْعَلِيمُ ⑩

62. ಅವರು ವಂಚಿಸಬೇಕೆಂದೆಣಿಸಿದರೆ ನಿಮಗೆ ಅಲ್ಲಾಹನೇ ಸಾಕು. ತನ್ನ ಸಹಾಯ ಹಸ್ತದಿಂದಲೂ ಸತ್ಯವಿಶ್ವಾಸಿಗಳ ಮೂಲಕವೂ ನಿಮಗೆ ಸಹಕರಿಸಿದವನೂ-

وَإِنْ يَرِيدُ وَإِنْ يَخْدَعُوكَ فَإِنَّ حَسْبَكَ اللَّهُ هُوَ الَّذِي آتَاكَ بِبَصِيرَةٍ وَالْمُؤْمِنِينَ ⑪

63. ಸತ್ಯವಿಶ್ವಾಸಿಗಳ ಹೃದಯಗಳನ್ನು ಪರಸ್ಪರ ಜೋಡಿಸಿದವನೂ ಅವನೇ ತಾನೆ. ನೀವು ಭೂಮಿಯಲ್ಲಿರುವ ಸಕಲ ಸಂಪತ್ತನ್ನು ಖರ್ಚುಮಾಡಿದರೂ ಇವರ ಹೃದಯಗಳನ್ನು ಜೋಡಿಸಲಾಗುತ್ತಿರಲಿಲ್ಲ. ಇವರ ಹೃದಯಗಳನ್ನು ಜೋಡಿಸಿದವನು ಅಲ್ಲಾಹನು. ನಿಶ್ಚಯವಾಗಿಯೂ ಅವನು ಮಹಾ ಪ್ರತಾಪಿಯೂ ಧೀಮಂತನೂ ಆಗಿರುತ್ತಾನೆ.

وَأَلَّفَ بَيْنَ قُلُوبِهِمْ ط لَوْ أَنْفَقْتَ مَا فِي الْأَرْضِ جَمِيعًا مَّا أَلَّفْتَ بَيْنَ قُلُوبِهِمْ وَلَكِنَّ اللَّهَ أَلَّفَ بَيْنَهُمْ إِنَّهُ عَزِيزٌ حَكِيمٌ ⑫

64. ಓ ಪೈಗಂಬರರೇ, ನಿಮಗೂ ನಿಮ್ಮ ಅನುಯಾಯಿಗಳಾದ ಸತ್ಯವಿಶ್ವಾಸಿಗಳಿಗೂ ಅಲ್ಲಾಹನೇ ಸಾಕು.

يَا أَيُّهَا النَّبِيُّ حَسْبَكَ اللَّهُ وَ مَنْ اتَّبَعَكَ مِنَ الْمُؤْمِنِينَ ⑬

65. ಓ ಪೈಗಂಬರರೇ, ಸತ್ಯವಿಶ್ವಾಸಿಗಳನ್ನು ಯುದ್ಧಕ್ಕೆ ಪ್ರೇರೇಪಿಸಿರಿ. ನಿಮ್ಮಲ್ಲಿ ಇಪ್ಪತ್ತು ಮಂದಿ ಸಹನಶೀಲರಿದ್ದರೆ ಅವರು ಇನ್ನೂರು ಮಂದಿಯ ಎದುರು ಜಯಗಳಿಸುವರು ಮತ್ತು ಇಂತಹ ನೂರು ಮಂದಿ ಇದ್ದರೆ ಸತ್ಯನಿಷೇಧಿಗಳ ಸಾವಿರ ಮಂದಿಯನ್ನು ಮಿರಿಸಬಲ್ಲರು. ಏಕೆಂದರೆ ಅವರು (ಸತ್ಯನಿಷೇಧಿಗಳು) ತಿಳಿಗೇಡಿಗಳು.²²

يَا أَيُّهَا النَّبِيُّ حَرِّضِ الْمُؤْمِنِينَ عَلَى الْقِتَالِ إِنْ يَكُنْ مِنْكُمْ عَشْرُونَ صَابِرُونَ يَغْلِبُوا وَمِائَتِينَ وَإِنْ يَكُنْ مِنْكُمْ مِائَةٌ يَغْلِبُوا أَلْفًا مِنَ الَّذِينَ كَفَرُوا بِأَنَّهُمْ قَوْمٌ لَا يَفْقَهُونَ ⑭

66. ಈಗ ಅಲ್ಲಾಹನು ನಿಮ್ಮ ಭಾರವನ್ನು ಹಗುರಗೊಳಿಸಿದನು ಮತ್ತು ನಿಮ್ಮಲ್ಲಿ ಇನ್ನೂ ದೌರ್ಬಲ್ಯವಿರುವುದೆಂದು ಅವನಿಗೆ ತಿಳಿಯಿತು. ಆದುದರಿಂದ ನಿಮ್ಮಲ್ಲಿ ನೂರು ಮಂದಿ ಸಹನಶೀಲರಿದ್ದರೆ ಅವರು

أَلَنْ خَفَّفَ اللَّهُ عَنْكُمْ وَعَلِمَ أَنَّ فِيكُمْ صَعْفًا فَإِنْ يَكُنْ مِنْكُمْ مِائَةٌ صَابِرَةٌ

22. ಇಂದಿನ ಪಾರಿಭಾಷಿಕದಲ್ಲಿ 'ನೈತಿಕ ಬಲ' ಅಥವಾ ಚಾರಿತ್ರ್ಯಬಲ (Moral) ಎಂದು ಕರೆಯಲಾಗುವುದನ್ನೇ ಅಲ್ಲಾಹನು ಪ್ರಚ್ಛೆ ಮತ್ತು ತಿಳುವಳಿಕೆ ಎಂದು ವಿವರಿಸಿದ್ದಾನೆ. ತನ್ನ ಜೀವಿತೋದ್ದೇಶದ ಬಗ್ಗೆ ಸರಿಯಾದ ಜ್ಞಾನವಿರುವ ಮತ್ತು ಶಾಂತಚಿತ್ತದಿಂದ ಸರಿಯಾಗಿ ಪರಾಮರ್ಶಿಸಿ ಯುದ್ಧ ಮಾಡುವವನಿಗೆ ತಾನು ಯಾವ ಉದ್ದೇಶಕ್ಕಾಗಿ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುತ್ತಿದ್ದನೋ ಅದು ತನ್ನ ವೈಯಕ್ತಿಕ ಜೀವನಕ್ಕಿಂತ ಅಮೂಲ್ಯವಾದುದು ಎಂದು ತಿಳಿದಿರುತ್ತದೆ. ಆದ್ದರಿಂದ ಅದು ಪ್ರಾಪ್ತವಾಗಿದ್ದರೆ ತಾನು ಬದುಕಿದರೂ ಬೆಲೆಯಿಲ್ಲವೆಂದು ಅವನು ಭಾವಿಸುತ್ತಾನೆ. ಆದ್ದರಿಂದ ಅವನು, ಇಂತಹ ಜ್ಞಾನವಿಲ್ಲದೆ ಹೋರಾಡುವವನಿಗಿಂತ ಬಹಳ ಹೆಚ್ಚು ಶಕ್ತಿಶಾಲಿಯಾಗಿರುತ್ತಾನೆ. ದೈಹಿಕ ಬಲದಲ್ಲಿ ಅವರ ನಡುವೆ ಯಾವುದೇ ವ್ಯತ್ಯಾಸವಿಲ್ಲದಿದ್ದರೂ ಸರಿಯೇ.

<p>ಇನ್ನೂರರ ಮೇಲೂ ಸಾವಿರ ಮಂದಿ ಇಂಥವರಿದ್ದರೆ ಎರಡು ಸಾವಿರದ ಮೇಲೂ ಅಲ್ಲಾಹನ ಆಜ್ಞೆಯಿಂದ ವಿಜಯಿಗಳಾಗುವರು.²³ ಅಲ್ಲಾಹನು ಸಹನಶೀಲರ ಸಂಗಡವಿದ್ದಾನೆ.</p>	<p>يَعْلَبُوا إِمَائِنِي ۖ وَإِنْ يَكُنْ مِنْكُمْ أَلْفٌ يَعْلَبُوا أَلْفَيْنِ بِإِذْنِ اللَّهِ وَاللَّهُ مَعَ الصَّابِرِينَ ﴿١٠﴾</p>
<p>67. ಭೂಮಿಯಲ್ಲಿ ಶತ್ರುಗಳನ್ನು ಚೆನ್ನಾಗಿ ಸದೆಬಡಿಯುವ ವರೆಗೂ ತನ್ನ ಬಳಿ ಸೆರೆಯಾಳುಗಳಿರುವುದು ಓರ್ವ ಪ್ರವಾದಿಗೆ ಶೋಭಿಸುವುದಿಲ್ಲ. ನೀವು ಲೌಕಿಕ ಲಾಭಗಳನ್ನು ಬಯಸುತ್ತೀರಿ. ವಸ್ತುತಃ ಅಲ್ಲಾಹನ ದೃಷ್ಟಿಯಲ್ಲಿ ಪರಲೋಕವಿದೆ. ಅಲ್ಲಾಹನು ಮಹಾಪ್ರತಾಪಿಯೂ ಧೀಮಂತನೂ ಆಗಿರುತ್ತಾನೆ.</p>	<p>مَا كَانَ لِنَبِيِّ أَنْ يَكُونَ لَهُ أُسْرَىٰ حَتَّىٰ يُتَّخَذَ فِي الْأَرْضِ طَرِيدًا وَلَا عَرَضَ الدُّنْيَا ۗ وَاللَّهُ يُرِيدُ الْآخِرَةَ ۗ وَاللَّهُ عَزِيزٌ حَكِيمٌ ﴿١١﴾</p>
<p>68. ಅಲ್ಲಾಹನ ವಿಧಿಯು ಮೊದಲೇ ಲಿಖಿತಗೊಂಡಿಲ್ಲದಿರುತ್ತಿದ್ದರೆ, ನೀವು ಪಡೆದುದರ ಫಲವಾಗಿ ನಿಮಗೆ ಘೋರ ಶಿಕ್ಷೆ ಸಿಗುತ್ತಿತ್ತು.</p>	<p>لَوْلَا كِتَابٌ مِّنَ اللَّهِ سَبَقَ لَمَسَّكُمْ فِيمَا أَخَذْتُمْ عَذَابٌ عَظِيمٌ ﴿١٢﴾</p>
<p>69. ಆದುದರಿಂದ ನೀವು ಪಡೆದಿರುವ ಧರ್ಮಬದ್ಧವೂ ಶುದ್ಧವೂ ಆಗಿರುವ ಸೊತ್ತನ್ನು ಅನುಭೋಗಿಸಿಕೊಳ್ಳಿರಿ ಮತ್ತು ಅಲ್ಲಾಹನನ್ನು ಭಯಪಡುತ್ತಿರಿ.²⁴ ನಿಶ್ಚಯವಾಗಿಯೂ ಅಲ್ಲಾಹನು ಕ್ಷಮಾ ಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.</p>	<p>فَكُلُوا مِمَّا غَنِمْتُمْ حَلَالًا طَيِّبَاتٍ ۚ وَاتَّقُوا اللَّهَ ۗ إِنَّ اللَّهَ غَفُورٌ رَّحِيمٌ ﴿١٣﴾</p>
<p>70. ಓ ಪೈಗಂಬರರೇ, ನಿಮ್ಮ ವಶದಲ್ಲಿರುವ ಸೆರೆಯಾಳುಗಳೊಡನೆ ಹೇಳಿರಿ: "ನಿಮ್ಮ ಹೃದಯಗಳಲ್ಲೇನಾದರೂ ಒಳಿತು ಇರುವುದೆಂದು ಅಲ್ಲಾಹನಿಗೆ ತಿಳಿದರೆ ಅವನು ನಿಮ್ಮಿಂದ ಪಡೆದುದಕ್ಕಿಂತಲೂ ಉತ್ತಮವಾದುದನ್ನು ನಿಮಗೆ ನೀಡುವನು ಮತ್ತು ನಿಮ್ಮ</p>	<p>يَا أَيُّهَا النَّبِيُّ قُلْ لِمَنْ فِي آيِدِيكُمْ مِنَ الْأَسْرَىٰ ۖ إِنْ يَعْلَمِ اللَّهُ فِي قُلُوبِكُمْ خَيْرًا يُّؤْتِكُمْ خَيْرًا مِّمَّا أُخِذَ مِنْكُمْ وَيَغْفِرُ</p>
<p>23. ಇದರ ಅರ್ಥ ಮೊದಲು ಒಂದು ಮತ್ತು ಹತ್ತರ ಅನುಪಾತವಿತ್ತು. ಈಗ ದೌರ್ಬಲ್ಯ ಗೋಚರಿಸಿರುವುದರಿಂದ ಒಂದು ಮತ್ತು ಎರಡರ ಅನುಪಾತ ಏರ್ಪಟ್ಟಿತು ಎಂದಲ್ಲ. ಇದರ ನೈಜ ತಾತ್ಪರ್ಯವೇನೆಂದರೆ, ತಾತ್ವಿಕ ಮತ್ತು ಗುಣಮಟ್ಟದ ದೃಷ್ಟಿಯಿಂದ ಸತ್ಯವಿಶ್ವಾಸಿಗಳು ಮತ್ತು ಸತ್ಯನಿಷೇಧಿಗಳ ನಡುವೆ ಒಂದು ಮತ್ತು ಹತ್ತರ ಅನುಪಾತವೇ ಇದೆ. ಆದರೆ ನಿಮ್ಮ ನೈತಿಕ ತರಬೇತಿ ಇನ್ನೂ ಪೂರ್ಣಗೊಂಡಿಲ್ಲ. ಪರಿಚ್ಛಾನ ಮತ್ತು ತಿಳುವಳಿಕೆಯಿಲ್ಲ ನೀವು ಪರಿಪಕ್ವತೆಗೆ ತಲಪಿಲ್ಲ. ಆದ್ದರಿಂದ ನಿಮ್ಮ ದುಷ್ಪಟ್ಟು ಶಕ್ತಿಯಿರುವ ಪತನೋನ್ಮುಖ ಜನಾಂಗದೊಂದಿಗೆ ಸಂಘರ್ಷಿಸಲು ನೀವು ಕಿಂಚಿತ್ತೂ ಅಳುಕಬೇಕಾಗಿಲ್ಲ. ಇದು ಹಿ.ಶ. 2ರಲ್ಲಿ ಬಂದ ಬೋಧನೆಗಳು ಎಂಬುದು ಗಮನಾರ್ಹ. ಆ ವೇಳೆ ಅನೇಕ ಮುಸ್ಲಿಮರು ಆಗ ತಾನೇ ಇಸ್ಲಾಮಿನೊಳಗೆ ಪ್ರವೇಶಿಸಿದವರಾಗಿದ್ದರು ಮತ್ತು ಅವರು ತರಬೇತಿಯ ಪ್ರಾಥಮಿಕ ಹಂತದಲ್ಲಿದ್ದರು.</p> <p>24. ಬದ್ರ್ ಯುದ್ಧಕ್ಕೆ ಮೊದಲು ಮುಹಮ್ಮದ್ ಅಧ್ಯಾಯದಲ್ಲಿ ಯುದ್ಧದ ಕುರಿತು ನೀಡಲಾಗಿದ್ದ ಆರಂಭಿಕ ಮಾರ್ಗದರ್ಶನಗಳಲ್ಲಿ ಯುದ್ಧ ಕೈದಿಗಳಿಂದ ಪರಿಹಾರಧನ ವಸೂಲು ಮಾಡುವ ಅನುಮತಿ ನೀಡಲಾಗಿತ್ತು. ಅದರ ಜತೆಗೆ "ಮೊದಲು ಶತ್ರುಗಳ ಬಲವನ್ನು ಸಂಪೂರ್ಣ ಮುರಿಯಬೇಕು, ಅನಂತರ ಯುದ್ಧಕೈದಿಗಳನ್ನು ಹಿಡಿಯಬೇಕು" ಎಂಬ ಶರತ್ತನ್ನೂ ವಿಧಿಸಲಾಗಿತ್ತು. ಈ ಆದೇಶದ ಪ್ರಕಾರ ಮುಸ್ಲಿಮರು ಬದ್ರ್ ಯುದ್ಧದಲ್ಲಿ ಕೈದಿಗಳನ್ನು ಹಿಡಿದು ಅವರಿಂದ ಪರಿಹಾರ ಧನ ವಸೂಲು ಮಾಡಿದ್ದರು. ಅವರ ಕೆಲಸ ಅನುಮತಿಗೆ ಅನುಗುಣವಾಗಿಯೇ ಇತ್ತು. ಆದರೆ ಶತ್ರುಗಳ ಶಕ್ತಿಯನ್ನು ಸಂಪೂರ್ಣ ಉಡುಗಿಸುವ ಶರತ್ತನ್ನು ಈಡೇರಿಸುವ ಮೊದಲೇ ಅವರು ಕೈದಿಗಳನ್ನು ಹಿಡಿಯುವ ಮತ್ತು ಸಮರಾರ್ಜಿತ ಸೊತ್ತನ್ನು ಸಂಗ್ರಹಿಸುವ ಕೆಲಸಕ್ಕೆ ತೊಡಗಿದರು. ಇದರ ಬಗ್ಗೆಯೇ ಅಲ್ಲಾಹನು ತನ್ನ ಅಪ್ರಿಯತೆಯನ್ನು ಪ್ರಕಟಿಸಿದ್ದಾನೆ. ಏಕೆಂದರೆ ಹೀಗೆ ಮಾಡುವ ಬದಲು ಮುಸ್ಲಿಮರು ಸತ್ಯನಿಷೇಧಿಗಳನ್ನು ಹಿಂಬಾಲಿಸಿದ್ದರೆ ಆಗಲೇ ಕುರೈಶರ ಬಲವನ್ನು ಮುರಿದು ಬಿಡಬಹುದಾಗಿತ್ತು.</p>	

ಅಪರಾಧಗಳನ್ನು ಕ್ಷಮಿಸುವನು. ಅಲ್ಲಾಹನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ."

لَكُمْ وَاللَّهُ غَفُورٌ رَحِيمٌ ﴿٧٠﴾

71. ಆದರೆ ನಿಮ್ಮನ್ನು ವಂಚಿಸುವ ಇರಾದೆ ಅವರಿಗಿದ್ದರೆ ಅವರು ಇದಕ್ಕಿಂತ ಮುಂಚೆ ಅಲ್ಲಾಹನನ್ನು ವಂಚಿಸಿದ್ದಾರೆ. ಇದರ ಫಲವಾಗಿಯೇ ಅವರನ್ನು ನಿಮ್ಮ ವಶಕ್ಕೆ ಕೊಡುವ ಶಿಕ್ಷೆಯನ್ನು ಅಲ್ಲಾಹನು ಅವರಿಗೆ ಕೊಟ್ಟನು. ಅಲ್ಲಾಹನು ಸರ್ವಜ್ಞನೂ ದೀಮಂತನೂ ಆಗಿರುತ್ತಾನೆ.

وَإِنْ يَرِيئُوا خِيَانَتَكَ فَقَدْ خَانُوا اللَّهَ مِنْ قَبْلُ فَأَمْكَنَ مِنْهُمْ وَاللَّهُ عَلِيمٌ خَلِيمٌ ﴿٧١﴾

72. 'ಸತ್ಯವಿಶ್ವಾಸ' ಸ್ವೀಕರಿಸಿದವರೂ 'ವಲಸೆ' (ಹಿಜ್ರತ್) ಮಾಡಿದವರೂ ಅಲ್ಲಾಹನ ಮಾರ್ಗದಲ್ಲಿ ತಮ್ಮ ತನುಗಳಿಂದ ಹೋರಾಡಿದವರೂ ಧನವನ್ನು ವ್ಯಯಿಸಿದವರೂ 'ವಲಸೆ' ಮಾಡಿದವರಿಗೆ ಆಶ್ರಯ ಮತ್ತು ಸಹಾಯವನ್ನು ಕೊಟ್ಟವರೂ ವಾಸ್ತವದಲ್ಲಿ ಪರಸ್ಪರ ರಕ್ಷಕ ಮಿತ್ರರು. ವಿಶ್ವಾಸವಿರಿಸಿದರೂ 'ವಲಸೆ' ಮಾಡಿ (ಇಸ್ಲಾಮಿ ರಾಷ್ಟ್ರಕ್ಕೆ) ಬಾರದವರೊಂದಿಗೆ ಅವರು 'ವಲಸೆ' ಮಾಡಿ ಬರುವವರೆಗೂ ನಿಮ್ಮ (ವಿಲಾಯತ್) ಸ್ನೇಹ ಸಂಬಂಧವಿಲ್ಲ.²⁵ ಅವರು ಧರ್ಮ ಕಾರ್ಯದಲ್ಲಿ ನಿಮ್ಮಿಂದ ಸಹಾಯ ಕೋರಿದರೆ ಅವರಿಗೆ ಸಹಾಯ ಮಾಡಬೇಕಾದುದು ನಿಮ್ಮ ಮೇಲೆ ಕಡ್ಡಾಯ ವಾಗಿದೆ. ಆದರೆ, ಇದು ನಿಮ್ಮೊಂದಿಗೆ ಒಪ್ಪಂದಬದ್ಧ ಜನಾಂಗದ ವಿರುದ್ಧವಾಗಿರಬಾರದು.²⁶ ನೀವು ಮಾಡುತ್ತಿರುವುದನ್ನೆಲ್ಲ ಅಲ್ಲಾಹನು ವೀಕ್ಷಿಸುತ್ತಾನೆ.

إِنَّ الَّذِينَ آمَنُوا وَهَاجَرُوا وَجِهَادًا وَبِأَمْوَالِهِمْ وَأَنْفُسِهِمْ فِي سَبِيلِ اللَّهِ وَالَّذِينَ آوُوا وَنَصَرُوا أُولَئِكَ بَعْضُهُمْ أَوْلِيَاءُ بَعْضٍ وَالَّذِينَ آمَنُوا وَلَمْ يُهَاجِرُوا مَا لَكُمْ مِنْ وَلَايَتِهِمْ مِنْ شَيْءٍ حَتَّى يُهَاجِرُوا وَإِنْ اسْتَنْصَرُوكُمْ فِي الدِّينِ فَعَلَيْكُمُ النَّصْرُ إِلَّا عَلَى قَوْمٍ بَيْنَكُمْ وَبَيْنَهُمْ مِيثَاقٌ وَاللَّهُ بِمَا تَعْمَلُونَ بَصِيرٌ ﴿٧٢﴾

25. ಅರಬಿ ಭಾಷೆಯಲ್ಲಿ 'ವಿಲಾಯತ್' ಎಂಬ ಪದ ಬೆಂಬಲ, ಸಹಾಯ, ಸಹಯೋಗ, ಸ್ನೇಹ, ಸಾಮೀಪ್ಯ, ಮೇಲ್ವಿಚಾರಣೆ ಮತ್ತು ಇಂತಹುದೇ ಅರ್ಥದಲ್ಲಿ ಪ್ರಯೋಗಿಸಲ್ಪಡುತ್ತದೆ. ಈ ಸೂಕ್ತದ ಹಿನ್ನೆಲೆಯಲ್ಲಿ ಪ್ರಜೆಗಳಿಗೆ ಸರ್ಕಾರದೊಂದಿಗೂ, ಸರ್ಕಾರಕ್ಕೆ ಪ್ರಜೆಗಳೊಂದಿಗೂ ಇರುವ ಸಂಬಂಧವಲ್ಲದೆ ಪ್ರಜೆಗಳ ನಡುವೆ ಇರಬೇಕಾದ ಪರಸ್ಪರ ಸಂಬಂಧದ ಕಡೆಗೆ ಸೂಚಿಸಲಾಗಿದೆ. ಆದ್ದರಿಂದ ಈ ಸೂಕ್ತ ಸಾಂವಿಧಾನಿಕ ಮತ್ತು ರಾಜಕೀಯ ಮೇಲ್ವಿಚಾರಣೆಯನ್ನು ಇಸ್ಲಾಮಿ ಸಾಮ್ರಾಜ್ಯದ ಭೌಗೋಳಿಕ ಗಡಿಗೇ ಸೀಮಿತಗೊಳಿಸುತ್ತದೆ. ಗಡಿಯಾಚೆ ವಾಸಿಸುವ ಮುಸ್ಲಿಮರನ್ನು ಈ ವಿಶಿಷ್ಟ ಸಂಬಂಧದಿಂದ ಹೊರತು ಪಡಿಸಲಾಗಿದೆ. ಹೀಗೆ ಸಂಬಂಧ ಕಡಿದುಕೊಳ್ಳುವುದರಿಂದ ಉಂಟಾಗುವ ಶಾಸನಾತ್ಮಕ ಪರಿಣಾಮಗಳು ಅತ್ಯಂತ ವಿಸ್ತೃತವಾದುದು. ಅದರ ವಿವರಗಳಿಗೆ ಹೋಗಲು ಇಲ್ಲಿ ಅವಕಾಶವಿಲ್ಲ.

26. ಮೇಲಿನ ಸೂಕ್ತದಲ್ಲಿ 'ದಾರುಲ್ ಇಸ್ಲಾಮ್' (ಇಸ್ಲಾಮಿ ರಾಷ್ಟ್ರ)ನಿಂದ ಹೊರಗೆ ವಾಸಿಸುವ ಮುಸ್ಲಿಮರನ್ನು ರಾಜಕೀಯ ಮೇಲ್ವಿಚಾರಣೆಯ ಸಂಬಂಧದಿಂದ ಮುಕ್ತಗೊಳಿಸಲಾಗಿತ್ತು. ಈ ಸೂಕ್ತದಲ್ಲಿ ಪ್ರಸ್ತುತ ಸ್ವರೂಪದ ಸಂಬಂಧದಿಂದ ಅವರು ಹೊರತಾಗಿದ್ದರೂ 'ಧಾರ್ಮಿಕ ಸಂಬಂಧ'ದಿಂದ ಅವರಂದೂ ಮುಕ್ತರಲ್ಲ ಎಂದು ವಿವರಿಸಲಾಗುತ್ತಿದೆ. ಅವರ ಮೇಲೆ ಅನ್ಯಾಯವಾಗುತ್ತಿರುವಾಗ ಅವರು ತಮ್ಮ ಇಸ್ಲಾಮಿ ಭ್ರಾತೃತ್ವದ ಸಂಬಂಧದ ಆಧಾರದಲ್ಲಿ ಇಸ್ಲಾಮಿ ಸಾಮ್ರಾಜ್ಯದಿಂದ ಸಹಾಯ ಯಾಚಿಸಿದರೆ ತಮ್ಮ ಶೋಷಿತ ಬಂಧುಗಳಿಗೆ ನೆರವಾಗುವುದು ಅವರ ಕರ್ತವ್ಯವಾಗಿದೆ. ಅದರ ಜತೆಗೆ ಇನ್ನೊಂದು ಸೃಷ್ಟಿಕರಣವನ್ನೂ ನೀಡಲಾಗುತ್ತಿದೆ. ಇಸ್ಲಾಮಿ ಭ್ರಾತೃಗಳ ಮೇಲಿರುವ ಕರ್ತವ್ಯವನ್ನು ನಿಯಮಬಾಹಿರವಾಗಿ ಒಟ್ಟಾರೆ ಈಡೇರಿಸಲಾಗುವುದಿಲ್ಲ. ಅಂತಾರಾಷ್ಟ್ರೀಯ ಹೊಣೆಗಾರಿಕೆಗಳು ಮತ್ತು ನೈತಿಕ ಮೇಲೆಗಳನ್ನು ಗಮನದಲ್ಲಿರಿಸುತ್ತಲೇ ಆ ಕರ್ತವ್ಯವನ್ನು ಈಡೇರಿಸಲಾಗುವುದು. ಅನ್ಯಾಯವೆಸಗುತ್ತಿರುವ ಜನಾಂಗದೊಂದಿಗೆ ಇಸ್ಲಾಮಿ ರಾಷ್ಟ್ರದ ಒಪ್ಪಂದಗಳಿದ್ದರೆ, ಶೋಷಿತ ಮುಸ್ಲಿಮರಿಗೆ ನೆರವಾಗುವ ವೇಳೆ ಪ್ರಸ್ತುತ ಒಪ್ಪಂದದ ನೈತಿಕ ಹೊಣೆಗಾರಿಕೆಗಳ ಉಲ್ಲಂಘನೆಯಾದಂತೆ ಎಚ್ಚರವಹಿಸಲಾಗುವುದು.

73. ಸತ್ಯನಿಷೇಧಿಗಳು ಪರಸ್ಪರ ರಕ್ಷಕ ಮಿತ್ರರಾಗಿರುತ್ತಾರೆ. ನೀವು ಹಾಗೆ ಮಾಡದಿದ್ದರೆ ಭೂಮಿಯಲ್ಲಿ ಗೊಂದಲವೂ ಹಿರಿದಾದ ಕ್ಷೋಭೆಯೂ ಉಂಟಾಗುವುದು.²⁷

وَالَّذِينَ كَفَرُوا بَعْضُهُمْ أَوْلِيَاءُ بَعْضٍ إِلَّا تَعْلَمُوهُ تَكُن فِتْنَةً فِي الْأَرْضِ وَفَسَادًا كَثِيرًا ﴿٢٧﴾

74. ಸತ್ಯವಿಶ್ವಾಸ ಸ್ವೀಕರಿಸಿದವರು, ಅಲ್ಲಾಹನ ಮಾರ್ಗದಲ್ಲಿ ಮನೆ ಮಾರುಗಳನ್ನು ಬಿಟ್ಟವರು, ಜೀವನದ ಹಂಗುತೊರೆದು ಹೋರಾಡಿದವರು, ಆಶ್ರಯ ನೀಡಿದವರು ಮತ್ತು ಸಹಾಯ ಮಾಡಿದವರು ಅವರೇ ನಿಜವಾದ 'ಸತ್ಯವಿಶ್ವಾಸಿಗಳು.' ಅವರ ಪಾಲಿಗೆ ಕ್ಷಮೆಯೂ ಅತ್ಯುತ್ತಮ ಜೀವನಾಂಶವೂ ಇದೆ.


وَالَّذِينَ آمَنُوا وَهَاجَرُوا وَجْهَهُمْ فِي سَبِيلِ اللَّهِ وَالَّذِينَ آوُوا وَنَصَرُوا أُولَئِكَ هُمُ الْمُؤْمِنُونَ حَقًّا لَهُمْ مَغْفِرَةٌ وَرِزْقٌ كَرِيمٌ ﴿٢٨﴾

75. ಅನಂತರ ವಿಶ್ವಾಸವಿಟ್ಟವರು, 'ವಲಸೆ' ಮಾಡಿ ಬಂದವರು ಮತ್ತು ನಿಮ್ಮೊಟ್ಟಿಗೆ ಕೂಡಿಕೊಂಡು ಹೋರಾಡಿದವರು ಸಹ ನಿಮ್ಮೊಂದಿಗೆ ಸೇರಿದ್ದಾರೆ. ಆದರೆ ಅಲ್ಲಾಹನ ಗ್ರಂಥದಲ್ಲಿ ರಕ್ತ ಸಂಬಂಧಿಕರು ಪರಸ್ಪರ ಹೆಚ್ಚು ಹಕ್ಕುದಾರರು.²⁸ ನಿಶ್ಚಯ ವಾಗಿಯೂ ಅಲ್ಲಾಹನು ಸಕಲ ವಸ್ತುಗಳ ಜ್ಞಾನಿಯಾಗಿರುತ್ತಾನೆ.

وَالَّذِينَ آمَنُوا مِنْ بَعْدُ وَهَاجَرُوا وَجْهَهُمْ وَأُولَئِكَ مِنْكُمْ وَأُولَئِكَ الْأَرْحَامُ بَعْضُهُمْ أَوْلَىٰ بِبَعْضٍ فِي كِتَابِ اللَّهِ إِنَّ اللَّهَ بِكُلِّ شَيْءٍ عَلِيمٌ ﴿٢٩﴾

27. ಅರ್ಥಾತ್- 'ದಾರುಲ್ ಇಸ್ಲಾಮ್'ನ ಮುಸ್ಲಿಮರು ಪರಸ್ಪರ ರಕ್ಷಕ ಮಿತ್ರರಾಗಿ ಮಾರ್ಪಡದಿದ್ದರೆ, ವಲಸೆ ಬಂದು 'ದಾರುಲ್ ಇಸ್ಲಾಮ್'ನಲ್ಲಿ ನೆಲೆಸದೆ 'ದಾರುಲ್ ಕುಫ್ರ್'ನಲ್ಲೇ ಉಳಿದು ಬಿಡುವವರನ್ನು 'ದಾರುಲ್ ಇಸ್ಲಾಮ್'ನ ಮುಸ್ಲಿಮರು ತಮ್ಮ 'ರಾಜಕೀಯ ಮೇಲ್ವಿಚಾರಣೆ' ಯಿಂದ ಹೊರತಾಗಿರುವವರೆಂದು ಭಾವಿಸದಿದ್ದರೆ, ಹೊರಗಿನ ಶೋಷಿತ ಮುಸ್ಲಿಮರು ಸಹಾಯ ಯಾಚಿಸಿದಾಗ ಅವರಿಗೆ ನೆರವಾಗದಿದ್ದರೆ, ಯಾರೊಂದಿಗೆ ಇಸ್ಲಾಮಿ ರಾಷ್ಟ್ರದ ಒಪ್ಪಂದವಿರುವುದೋ ಅವರಿಗೆ ವಿರುದ್ಧವಾಗಿ ಮುಸ್ಲಿಮರಿಗೆ ನೆರವಾಗಬಾರದು ಎಂಬ ನಿಯಮವನ್ನೂ ಪಾಲಿಸಲಾಗದಿದ್ದರೆ ಹಾಗೂ ಮುಸ್ಲಿಮರು ಸತ್ಯನಿಷೇಧಿಗಳ ಸ್ನೇಹ ಸಂಬಂಧವನ್ನು ನಿಲ್ಲಿಸಿಬಿಡದಿದ್ದರೆ ಭೂಮಿಯಲ್ಲಿ ದೊಡ್ಡ ಕ್ಷೋಭೆ ಮತ್ತು ಗೊಂದಲ ಹುಟ್ಟಿಕೊಳ್ಳುವುದು.

28. ಅರ್ಥಾತ್- ಆಸ್ತಿಯ ವಿಂಗಡನೆಯು ಕೌಟುಂಬಿಕ ಸಂಬಂಧದ ಆಧಾರದಲ್ಲಿ ನಡೆಯುವುದೇ ಹೊರತು ಇಸ್ಲಾಮಿ ಭ್ರಾತೃತ್ವದ ಆಧಾರದಲ್ಲಿ ಅಲ್ಲ. "ಮುಸ್ಲಿಮರಾದ ಸಂಬಂಧಿಕರು ಮಾತ್ರ ಪರಸ್ಪರ ವಾರೀಸುದಾರರಾಗಿದ್ದಾರೆ. ಮುಸ್ಲಿಮನು ಯಾವುದೇ ಸತ್ಯನಿಷೇಧಿಯ ಅಥವಾ ಸತ್ಯನಿಷೇಧಿಯು ಯಾವುದೇ ಮುಸ್ಲಿಮನ ವಾರೀಸುದಾರನಾಗಲಾರನು" ಎಂಬ ಪ್ರವಾದಿವಚನ ಈ ಆದೇಶವನ್ನು ವ್ಯಾಖ್ಯಾನಿಸುತ್ತದೆ.



(ಅವತೀರ್ಣ - ಮದೀನಾದಲ್ಲಿ)

1. ನೀವು ಒಪ್ಪಂದ ಮಾಡಿಕೊಂಡಿದ್ದ 'ಬಹುದೇವಿಶ್ವಾಸಿ'ಗಳಿಗೆ ಅಲ್ಲಾಹ್ ಮತ್ತು ಅವನ ಸಂದೇಶವಾಹಕನ ಕಡೆಯಿಂದ ಒಪ್ಪಂದ ವಿಮುಕ್ತತೆಯ ಘೋಷಣೆಯಿದು.²

بَرَاءَةٌ مِّنَ اللَّهِ وَرَسُولِهِ إِلَى الَّذِينَ
عٰهَدْتُمْ مِّنَ الْمُشْرِكِينَ ۝

2. ಆದುದರಿಂದ ನೀವು ಇನ್ನೂ ನಾಲ್ಕು ತಿಂಗಳು ನಾಡಿನಲ್ಲಿ ಸಂಚರಿಸಿಕೊಳ್ಳಿರಿ. ನೀವು ಅಲ್ಲಾಹನನ್ನು ಪರಾಜಿತಗೊಳಿಸಲಾರಿರೆಂಬುದನ್ನೂ ಅಲ್ಲಾಹನು ಸತ್ಯನಿಷೇಧಿಗಳನ್ನು ಅವಮಾನಗೊಳಿಸಲಿರುವನೆಂಬುದನ್ನೂ ಚೆನ್ನಾಗಿ ತಿಳಿದುಕೊಳ್ಳಿರಿ.

فَسِيحُوا فِي الْأَرْضِ أَرْبَعَةَ أَشْهُرٍ وَاعْلَمُوا
أَنَّكُمْ غَيْرُ مُعْجِزِي اللَّهِ وَأَنَّ اللَّهَ
مُخْزِي الْكَافِرِينَ ۝

3. ಅಲ್ಲಾಹನೂ ಅವನ ಸಂದೇಶವಾಹಕರೂ 'ಬಹುದೇವಿಶ್ವಾಸಿ'ಗಳಿಂದ ಹೊಣೆ ವಿಮುಕ್ತರಾಗಿರುವರೆಂದು ಅಲ್ಲಾಹ್ ಮತ್ತು

وَإِذْ أَنْ مِّنَ اللَّهِ وَرَسُولِهِ إِلَى النَّاسِ
يَوْمَ الْحَمِصِّ الْأَكْبَرِ أَنَّ اللَّهَ بَرِيءٌ

1. ಯಾವುದೇ ಜನಾಂಗದ ಬಗ್ಗೆ ಅವರು ಒಪ್ಪಂದದಲ್ಲಿ ವಂಚನೆ ಮಾಡಿ ಅದನ್ನು ಮುರಿಯುವರೆಂದು ನಿಮಗೆ ಶಂಕೆ ಇದ್ದರೆ ಅವರೊಂದಿಗಿನ ಒಪ್ಪಂದವನ್ನು ಬಹಿರಂಗವಾಗಿ ತಳ್ಳಿ ಬಿಡಿರಿ. ನಮ್ಮ ನಡುವೆ ಮುಂದೆ ಯಾವ ಒಪ್ಪಂದವೂ ಇಲ್ಲವೆಂದು ಅವರಿಗೆ ಎಚ್ಚರಿಕೆ ನೀಡಿರಿ. ಈ ನೀತಿ ಶಾಸ್ತ್ರದ ಆಧಾರದಲ್ಲೇ, ಒಪ್ಪಂದವಿದ್ದಾಗಲೂ ಸದಾ ಇಸ್ಲಾಮಿನ ವಿರುದ್ಧ ಸಂಚು ಹೂಡುತ್ತಿದ್ದ ಮತ್ತು ಸಂದರ್ಭ ಒದಗಿದಾಗ ಒಪ್ಪಂದವನ್ನು ಒತ್ತಟ್ಟಿಗಿರಿಸಿ ಶತ್ರುತ್ವಕ್ಕೆ ಅಣಿಯಾಗಿಸುತ್ತಿದ್ದ ಎಲ್ಲಾ ಜನಾಂಗಗಳೊಂದಿಗೆ ಒಪ್ಪಂದ ರದ್ದಾಗಿದೆಯೆಂದು ಘೋಷಿಸಲಾಯಿತು. ಈ ಘೋಷಣೆಯ ನಂತರ ಅರೇಬಿಯಾದ ಬಹುದೇವಾರಾಧಕರು ಇಕ್ಕಟ್ಟಿಗೆ ಸಿಲುಕಿದರು. ಒಂದೂ ಹೋರಾಡಲು ಸಿದ್ಧರಾಗಿ ಇಸ್ಲಾಮ್ ಶಕ್ತಿಯೊಂದಿಗೆ ಸಂಘರ್ಷಕ್ಕಿಳಿದು ತಮ್ಮ ಅಸ್ತಿತ್ವವನ್ನೇ ಕಳೆದುಕೊಳ್ಳಬೇಕು, ಇಲ್ಲವೇ ದೇಶ ಬಿಟ್ಟು ಹೊರಟು ಹೋಗಬೇಕು ಅಥವಾ ಇಸ್ಲಾಮ್ ಸ್ವೀಕರಿಸಿ ತಮ್ಮನ್ನೂ ತಮ್ಮ ಪ್ರದೇಶವನ್ನು ಆಗಲೇ ಇಸ್ಲಾಮ್ ರಾಷ್ಟ್ರದ ಅಧೀನವಾಗಿದ್ದ ಬಹುಭಾಗದ ವ್ಯವಸ್ಥೆಯ ವಶಕ್ಕೆ ಕೊಟ್ಟುಬಿಡಬೇಕು. ಇದನ್ನು ಬಿಟ್ಟರೆ ಅವರಿಗೆ ಬೇರೆ ದಾರಿಯೇ ಇರಲಿಲ್ಲ.

2. ಐದನೆಯ ರುಕೂಅನ ಕೊನೆಯ ತನಕದ ಈ ಸೂಕ್ತಗಳು ಹಿ. ಶ. 9ರಲ್ಲಿ ಅವತೀರ್ಣಗೊಂಡಿದ್ದವು. ಆಗಲೇ ಪ್ರವಾದಿವರ್ಯರು(ಸ) ಹ. ಅಬೂಬಕರ್‌ರನ್ನು(ರ) ಹಜ್ಜ್‌ಗೆ ಕಳುಹಿಸಿದ್ದರು. ಆನಂತರ ಈ ಸೂಕ್ತಗಳು ಅವತೀರ್ಣಗೊಂಡಾಗ ಪ್ರವಾದಿವರ್ಯರು(ಸ) ಹ. ಅಲಿಯವರನ್ನು(ರ) ಹಜ್ಜ್ ಯಾತ್ರಿಕರ ಸಮಸ್ತ ಸಮೂಹಕ್ಕೆ ಅದನ್ನು ಓದಿ ಕೇಳಿಸಲು ಕಳುಹಿಸಿಕೊಟ್ಟರು ಮತ್ತು ಈ ಕೆಳಗಿನ ನಾಲ್ಕು ವಿಷಯಗಳನ್ನು ಘೋಷಿಸುವಂತೆ ಹೇಳಿದರು. i) ಇಸ್ಲಾಮ್ ಧರ್ಮವನ್ನು ಸ್ವೀಕರಿಸಲು ಒಪ್ಪದ ಯಾರೂ ಸ್ವರ್ಗವನ್ನು ಪ್ರವೇಶಿಸಲಾರರು. ii) ಈ ವರ್ಷದ ನಂತರ ಯಾವ ಬಹುದೇವಾರಾಧಕನೂ ಹಜ್ಜ್ ಯಾತ್ರೆಗೆ ಬರಬಾರದು. iii) ಅಲ್ಲಾಹನ ಭವನದ ಸುತ್ತ ನಗ್ನರಾಗಿ ಪ್ರದಕ್ಷಿಣೆ ಮಾಡುವುದು ನಿಷಿದ್ಧ. iv) ಅಲ್ಲಾಹನ ಪ್ರವಾದಿಯ ಜತೆ ಒಪ್ಪಂದ ಬಾಕಿಯುಳಿದಿರುವ ಅರ್ಥಾತ್ ಒಪ್ಪಂದವನ್ನು ಮುರಿಯದಿರುವವರ ಜತೆಗೆ ಒಪ್ಪಂದವಿರುವಷ್ಟು ಕಾಲವೂ ಮೈತ್ರಿ ಬೆಳೆಸಲಾಗುವುದು. ಪ್ರವಾದಿವರ್ಯರು(ಸ) ಮೂರ್ಗದರ್ಶನದಂತೆ ಹ.ಅಲೀ(ರ) ದುಲ್‌ಹಜ್ಜ್ 10ರಂದು ಈ ಪ್ರಕಟಣೆ ಹೊರಡಿಸಿದರು.

<p>ಅವನ ರಸೂಲರ ಕಡೆಯಿಂದ 'ಹಜ್ಜಲ್ ಅಕ್ಬರ್' (ಮಹಾ ಹಜ್ಜ್ ಯಾತ್ರೆ) ದಿನದಂದು ಮಾಡಲಾಗುತ್ತಿರುವ ಸಾರ್ವತ್ರಿಕ ಘೋಷಣೆಯಿದು. ನೀವು ಪಶ್ಚಾತ್ತಾಪ ಪಟ್ಟರೆ ನಿಮಗೇ ಒಳಿತು. ನೀವು ವಿಮುಖರಾದರೆ, ಅಲ್ಲಾಹನನ್ನು ಪರಾಜಿತಗೊಳಿಸಲಾರಿರೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ಓ ಪೈಗಂಬರರೇ, ಸತ್ಯನಿಷೇಧಿಗಳಿಗೆ ವೇದನಾಯುಕ್ತ ಯಾತನೆಯ ಸುವಾರ್ತೆ ತಿಳಿಸಿಬಿಡಿರಿ.</p>	<p>مِّنَ الْمُشْرِكِينَ ۖ وَرَسُولُهُ ۚ إِن تَوَلَّيْتُمْ فَأَعْلَمُوا أَنَّكُمْ غَيْرُ مُعْجِزِي اللَّهِ ۗ وَبَشِّرِ الَّذِينَ كَفَرُوا وَعَذَابُ آلِ يَوْمٍ ۙ</p>
<p>4. ನೀವು ಒಪ್ಪಂದ ಮಾಡಿಕೊಂಡಿದ್ದು, ತಮ್ಮ ಒಪ್ಪಂದ ಪಾಲನೆಯಲ್ಲಿ ನಿಮ್ಮೊಂದಿಗೆ ಯಾವತ್ತೂ ಲೋಪವೆಸಗದಿದ್ದರೆ ಹಾಗೂ ನಿಮ್ಮ ವಿರುದ್ಧ ಯಾರಿಗೂ ಸಹಾಯ ಮಾಡದಿದ್ದರೆ, ಆ 'ಬಹುದೇವಿಶ್ವಾಸಿ'ಗಳು ಇದಕ್ಕೆ ಹೊರತಾಗಿದ್ದಾರೆ. ಇಂಥವರೊಂದಿಗೆ ನೀವೂ ಅವಧಿಯವರೆಗೆ ಒಪ್ಪಂದವನ್ನು ಪಾಲಿಸಿರಿ. ಏಕೆಂದರೆ, ಅಲ್ಲಾಹನು 'ಧರ್ಮನಿಷ್ಠ'ರನ್ನೇ ಮೆಚ್ಚುತ್ತಾನೆ.</p>	<p>إِلَّا الَّذِينَ عَاهَدْتُمْ مِنَ الْمُشْرِكِينَ ثُمَّ لَمْ يَنْقُصُوا شَيْئًا وَ لَمْ يُظَاهِرُوا عَلَيْكُمْ أَحَدًا فَأَتَوْا إِلَيْهِمْ عَاهِدُهُمْ إِلَى مَدِينِهِمْ ۗ إِنَّ اللَّهَ يُحِبُّ الْمُتَّقِينَ ۙ</p>
<p>5. ನಿಷೇಧಿತ ಮಾಸಗಳು ಕಳೆದ ಬಳಿಕ 'ಬಹುದೇವಿಶ್ವಾಸಿ'ಗಳನ್ನು ಸಿಕ್ಕಲ್ಲಿ ವಧಿಸಿರಿ. ಅವರನ್ನು ಸೆರೆ ಹಿಡಿಯಿರಿ. ಮುತ್ತಿಗೆ ಹಾಕಿರಿ. ಬೇಹು ನಡೆಸುವಲ್ಲೆಲ್ಲ ಅವರನ್ನು ಹೊಂಚು ಹಾಕುತ್ತ ಕುಳಿತು ಕೊಳ್ಳಿರಿ. ಮುಂದೆ ಅವರು ಪಶ್ಚಾತ್ತಾಪ ಪಟ್ಟರೆ, ನಮಾಝನ್ನು ಸಂಸ್ಥಾಪಿಸಿದರೆ ಮತ್ತು ಝಕಾತ್ ಕೊಟ್ಟರೆ ಅವರನ್ನು ಬಿಟ್ಟುಬಿಡಿರಿ.⁵ ಅಲ್ಲಾಹನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.</p>	<p>فَإِذَا نَسَخَ الْأَشْهُرَ الْحُرْمَ فَاتْتَدُّوا الْمُشْرِكِينَ حَيْثُ وَجَدْتُمُوهُمْ وَخُذُوهُمْ وَاحْصُرُوهُمْ وَاقْعُدُوا لَهُمْ كُلَّ مَرْصِدٍ فَإِنْ تَابُوا وَأَقَامُوا الصَّلَاةَ وَآتَوُا الزَّكَاةَ فَخَلُّوا سَبِيلَهُمْ ۗ إِنَّ اللَّهَ عَفُورٌ رَّحِيمٌ ۙ</p>
<p>6. 'ಬಹುದೇವಿಶ್ವಾಸಿ'ಗಳ ಪೈಕಿ ಯಾರಾದರೂ (ಅಲ್ಲಾಹನ ವಾಣಿಯನ್ನಾಲಿಸಲಿಕ್ಕಾಗಿ) ನಿಮ್ಮೊಡನೆ ಅಭಯ ಯಾಚಿಸಿ ನಿಮ್ಮ</p>	<p>وَإِنْ أَحَدٌ مِنَ الْمُشْرِكِينَ اسْتَجَارَكَ فَأَجْرُهُ حَتَّى يَسْمَعَ كَلِمَ اللَّهِ ثُمَّ ابْلِغْهُ</p>
<p>3. ಹಜ್ಜಲ್ ಅಕ್ಬರ್ (ಕಿರಿಯ ಹಜ್ಜ್)ಗೆ ಪ್ರತಿಯಾಗಿ ಹಜ್ಜಲ್ ಅಕ್ಬರ್ (ಹಿರಿಯ ಹಜ್ಜ್) ಎಂಬ ಪದ ಪ್ರಯೋಗವಾಗಿದೆ. ಅರಬರು ಉಮ್ರಾಕ್ಕೆ ಕಿರಿಯ ಹಜ್ಜ್ ಎನ್ನುತ್ತಿದ್ದರು. ಇದಕ್ಕೆ ವಿರುದ್ಧವಾಗಿ ದುಲ್-ಹಜ್ಜ್ ತಿಂಗಳ ನಿರ್ದಿಷ್ಟ ದಿನಾಂಕಗಳಂದು ನಡೆಯುವ ಹಜ್ಜ್ಗೆ ಹಜ್ಜಲ್ ಅಕ್ಬರ್ ಎನ್ನಲಾಗುತ್ತದೆ.</p> <p>4. ಇಲ್ಲಿ ನಿಷಿದ್ಧ ತಿಂಗಳುಗಳು ಎಂದರೆ ಸತ್ಯನಿಷೇಧಿಗಳಿಗೆ ಅವಧಿ ನೀಡಲಾಗಿದ್ದ ನಾಲ್ಕು ತಿಂಗಳುಗಳಾಗಿವೆ. ಈ ಅವಧಿಯಲ್ಲಿ ಸತ್ಯನಿಷೇಧಿಗಳ ಮೇಲೆ ಆಕ್ರಮಣ ನಡೆಸುವುದು ಮುಸ್ಲಿಮರ ಪಾಲಿಗೆ ಸಮ್ಮತವಾಗಿರಲಿಲ್ಲ. ಆದ್ದರಿಂದಲೇ ಅವುಗಳನ್ನು ನಿಷಿದ್ಧ ತಿಂಗಳುಗಳು ಎಂದು ಹೇಳಲಾಗಿದೆ.</p> <p>5. ಅರ್ಥಾತ್- ಸತ್ಯನಿಷೇಧ ಮತ್ತು ಬಹುದೇವಾರಾಧನೆಯ ಬಗ್ಗೆ ಪ್ರಾಯಶ್ಚಿತ್ತಪಟ್ಟರೆ ಸಾಕಾಗಲಾರದು. ಅವರು ನಮಾಝ್ ಸಂಸ್ಥಾಪಿಸಬೇಕಾಗುವುದು. ಝಕಾತ್ ಕೊಡಬೇಕಾಗುವುದು. ಅನ್ಯಥಾ ಅವರು ಸತ್ಯನಿಷೇಧವನ್ನು ತೊರೆದು ಇಸ್ಲಾಮನ್ನು ಅಂಗೀಕರಿಸಿದ್ದಾರೆ ಎಂದು ಸಮ್ಮತಿಸಲಾಗದು.</p>	

ಬಳಿಗೆ ಬರಲಿಚ್ಚಿಸಿದರೆ ಅಲ್ಲಾಹನ ವಚನವನ್ನು ಅವನು ಆಲಿಸಿ ಕೊಳ್ಳುವವರೆಗೆ ಅವನಿಗೆ ಅಭಯ ನೀಡಿರಿ. ಅನಂತರ ಅವನನ್ನು ಅವನ ಸುರಕ್ಷಾಸ್ಥಾನಕ್ಕೆ ತಲುಪಿಸಿಬಿಡಿರಿ. ಅವರು ತಿಳುವಳಿಕೆಯಿಲ್ಲದವರಾದುದರಿಂದ ಹೀಗೆ ಮಾಡಬೇಕಾಗಿದೆ.

7. ಈ 'ಬಹುದೇವವಿಶ್ವಾಸಿ'ಗಳಿಗೆ ಅಲ್ಲಾಹ್ ಮತ್ತು ಅವನ ರಸೂಲರ ಬಳಿ ಒಪ್ಪಂದವಿರುವುದಾದರೂ ಹೇಗೆ? 'ಮಸ್ಸಿದುಲ್ ಹರಾಮ್'ನ ಬಳಿ ಒಪ್ಪಂದ ಮಾಡಿಕೊಂಡವರೊಡನೆ ಹೊರತು. ಅವರು ನಿಮ್ಮೊಡನೆ ನೇರವಾಗಿರುವ ವರೆಗೂ ನೀವು ಅವರೊಡನೆ ನೇರವಾಗಿರಿ. ಏಕೆಂದರೆ ಅಲ್ಲಾಹನು 'ಧರ್ಮನಿಷ್ಠ'ರನ್ನು ಮೆಚ್ಚುತ್ತಾನೆ.

8. ಆದರೆ ಅವರ ಹೊರತು ಇತರ 'ಬಹುದೇವವಿಶ್ವಾಸಿ'ಗಳೊಂದಿಗೆ ಒಪ್ಪಂದವಿರುವುದಾದರೂ ಹೇಗೆ? ಅವರ ಅಪಸ್ಥಿತಿಯೇನೆಂದರೆ, ಅವರು ನಿಮ್ಮ ಮೇಲೆ ಜಯಗಳಿಸಿದರೆ ನಿಮ್ಮ ವಿಷಯದಲ್ಲಿ ಬಾಂಧವ್ಯವನ್ನಾಗಲಿ ಒಪ್ಪಂದದ ಹೊಣೆಯನ್ನಾಗಲಿ ಪರಿಗಣಿಸುವುದಿಲ್ಲ. ಅವರು ಬರೇ ಬಾಯಿ ಮಾತುಗಳಿಂದ ನಿಮ್ಮನ್ನು ಮೆಚ್ಚಿಸಲು ಯತ್ನಿಸುತ್ತಾರೆ. ಆದರೆ ಅವರ ಅಂತಃಕರಣಗಳು ನಿಷೇಧಿಸುತ್ತವೆ. ಅವರಲ್ಲಿ ಹೆಚ್ಚಿನವರು 'ಕರ್ಮಭ್ರಷ್ಟರು.'

9. ಅವರು ಅಲ್ಲಾಹನ 'ಸೂಕ್ತ'ಗಳ ಬದಲಿಗೆ ಅತ್ಯಲ್ಪ ಬೆಲೆಯನ್ನು ಸ್ವೀಕರಿಸಿಕೊಂಡರು. ಅನಂತರ ಅಲ್ಲಾಹನ ಮಾರ್ಗಕ್ಕೆ ತಡೆಯಾಗಿ ನಿಂತರು. ಅವರು ಮಾಡುತ್ತಿದ್ದ ಕಾರ್ಯಗಳೆಲ್ಲ ಅತ್ಯಂತ ನಿಕೃಷ್ಟವಾಗಿದ್ದವು.

10. ಒಬ್ಬ ಸತ್ಯವಿಶ್ವಾಸಿಯ ವಿಷಯದಲ್ಲಿ ಇವರು ಬಾಂಧವ್ಯವನ್ನಾಗಲಿ ಒಪ್ಪಂದದ ಹೊಣೆಯನ್ನಾಗಲಿ ಪರಿಗಣಿಸುವುದಿಲ್ಲ. ಅತಿರೇಕವು ಯಾವಾಗಲೂ ಅವರ ಕಡೆಯಿಂದಲೇ ಆಗಿದೆ.

11. ಆದರೂ ಇವರು ಪಶ್ಚಾತ್ತಾಪ ಪಟ್ಟರೆ ಮತ್ತು ನಮಾಝನ್ನು ಸಂಸ್ಥಾಪಿಸಿ ಝಕಾತ್ ಕೊಟ್ಟರೆ, ನಿಮ್ಮ ಧರ್ಮಬಾಂಧವರಾಗಿರುತ್ತಾರೆ.⁷ ತಿಳುವಳಿಕೆಯುಳ್ಳವರಿಗೆ ನಾವು ನಮ್ಮ ಆದೇಶಗಳನ್ನು ವಿವರಿಸುತ್ತೇವೆ.

مَا مَنَعَكَ ذَلِكَ بِأَنَّهُمْ قَوْمٌ لَا يَعْلَمُونَ ﴿٦﴾

كَيْفَ يَكُونُ لِلْمُشْرِكِينَ عَهْدٌ عِنْدَ اللَّهِ وَعِنْدَ رَسُولِهِ إِلَّا الَّذِينَ يَنَاقِضُوا عَهْدَهُمْ ثُمَّ عِنْدَ الْمَسْجِدِ الْحَرَامِ فَمَا اسْتَقَامُوا لَكُمْ فَاسْتَقِيمُوا لَهُمْ إِنَّ اللَّهَ يُحِبُّ الْمُتَّقِينَ ﴿٧﴾

كَيْفَ وَإِنْ يَظْهَرُونَ عَلَيْكُمْ لَا يَرْقُبُوا فِيكُمْ إِلَّا وَلَا ذِمَّةً يُرْضُونَكُمْ بِأَفْوَاهِهِمْ وَتَأْبَىٰ قُلُوبُهُمْ وَأَكْفَرُهُمْ فِيسْقُونَ ﴿٨﴾

إِشْتَرَوْا بِآيَاتِ اللَّهِ ثَمَنًا قَلِيلًا فَصَدَّوْا عَنْ سَبِيلِهِ إِنَّهُمْ سَاءَ مَا كَانُوا يَعْمَلُونَ ﴿٩﴾

لَا يَرْقُبُونَ فِي مُؤْمِنٍ إِلَّا وَلَا ذِمَّةً وَأُولَٰئِكَ هُمُ الْمُعْتَدُونَ ﴿١٠﴾

فَإِنْ تَابُوا وَأَقَامُوا الصَّلَاةَ وَآتَوُا الزَّكَاةَ فَخِوَانُكُمْ فِي الدِّينِ وَتَفَصَّلُ الْآيَاتِ لِقَوْمٍ يَعْلَمُونَ ﴿١١﴾

6. ಅರ್ಥಾತ್- ಕಿನಾನ, ಕುರ್ರೂಅ ಮತ್ತು ಸಮ್ರಾ ಗೋತ್ರಗಳು.

7. ಅರ್ಥಾತ್- ನಮಾಝ್ ಮತ್ತು ಝಕಾತ್‌ನ ಪಾಲನೆ ಮಾಡದೆ ಕೇವಲ ಪ್ರಾಯಶ್ಚಿತ್ತಪಟ್ಟಿ ಮಾತ್ರಕ್ಕೆ ಅವರು ನಿಮ್ಮ ಧಾರ್ಮಿಕ ಸೋದರರಾಗಿ ಮಾರ್ಪಡುವುದಿಲ್ಲ. ಈ ಶರತ್ತನ್ನು ಅವರು ಈಡೇರಿಸಿದರೆ ಅವರ ಮೇಲೆ ಕೈ ಮಾಡುವುದು ಮತ್ತು ಅವರ ಜೀವ-

12. ಒಪ್ಪಂದದ ಅನಂತರ ಅವರು ಪುನಃ ತಮ್ಮ ಶಪಥಗಳನ್ನು ಮುರಿದು ನಿಮ್ಮ ಧರ್ಮದ ಮೇಲೆ ಆಕ್ರಮಣವೆಸಗಲಾರಂಭಿಸಿದರೆ 'ಸತ್ಯನಿಷೇಧ'ದ ಮುಂದಾಳುಗಳೊಂದಿಗೆ ಯುದ್ಧ ಮಾಡಿರಿ. ಏಕೆಂದರೆ, ಅವರ ಶಪಥಗಳನ್ನು ನಂಬಲಾಗದು. ಪ್ರಾಯಶಃ ಅವರು (ಪುನಃ ಖಡ್ಗ ಬಲದ ಮೂಲಕವೇ) ಹಿಂಜರಿಯಬಹುದು.*

وَإِنْ كُنْتُمْ أَيْمَانَهُمْ مِنْ بَعْدِ عَهْدِهِمْ
وَطَعْنُوا فِي دِينِكُمْ فَقَاتِلُوا أَلِيَّةَ الْكُفْرِ
إِنَّهُمْ لَا آيْمَانَ لَهُمْ لَعَلَّهُمْ يَنْتَهُونَ ⑩

13. ತಮ್ಮ ಶಪಥಗಳನ್ನು ಮುರಿಯುತ್ತಲೇ ಇದ್ದು ಸಂದೇಶವಾಹಕರನ್ನು ದೇಶದಿಂದ ಹೊರಹಾಕಲು ನಿರ್ಧರಿಸಿದ ಮತ್ತು ಅತಿರೇಕ ವನ್ನಾರಂಭಿಸಿದವರೊಂದಿಗೆ ನೀವು ಯುದ್ಧ ಮಾಡುವುದಿಲ್ಲವೇ? ನೀವು ಅವರಿಗೆ ಹೆದರುತ್ತೀರಾ? ನೀವು ಸತ್ಯವಿಶ್ವಾಸಿಗಳಾಗಿದ್ದರೆ ನಿಮ್ಮ ಭಯಕ್ಕೆ ಅಲ್ಲಾಹನು ಹೆಚ್ಚು ಅರ್ಹನು.

أَلَا تَقَاتِلُونَ قَوْمًا كَفَرُوا بِأَيْمَانِهِمْ وَهَمُّوا
بِإِحْرَاجِ الرُّسُولِ وَهُمْ بَدَأُوكُمْ أَوَّلَ مَرَّةٍ
أَتَخْشَوْنَهُمْ فَإِنَّ اللَّهَ أَحَقُّ أَنْ تَخْشَوْهُ
إِنْ كُنْتُمْ مُؤْمِنِينَ ⑪

14. ಅವರೊಡನೆ ಯುದ್ಧ ಮಾಡಿರಿ. ಅಲ್ಲಾಹನು ನಿಮ್ಮ ಕೈಗಳಿಂದ ಅವರಿಗೆ ಶಿಕ್ಷೆ ಕೊಡಿಸುವನು, ಅವರನ್ನು ಅವಮಾನಗೊಳಿಸುವನು, ಅವರ ವಿರುದ್ಧ ನಿಮಗೆ ಸಹಾಯ ಮಾಡುವನು. ಅನೇಕ ಸತ್ಯ ವಿಶ್ವಾಸಿಗಳ ಹೃದಯಗಳನ್ನು ತಣಿಸುವನು.

فَاتِلُوهُمْ بَعْدَ إِيمَانِهِمُ اللَّهُ يَأْتِيكُمْ
وَيُخْزِيهِمْ وَيُنْصِرْكُمْ عَلَيْهِمْ وَيَسْفِ
صُدُورًا قَوْمٍ مُؤْمِنِينَ ⑫

15. ಅವರ ಹೃದಯಗಳ ಬೇಗುದಿಯನ್ನು ಹೋಗಲಾಡಿಸುವನು ಮತ್ತು ತನಗಿಷ್ಟವಿದ್ದವರಿಗೆ 'ಪಶ್ಚಾತ್ತಾಪ'ದ ಅನುಗ್ರಹ ನೀಡುವನು.' ಅಲ್ಲಾಹನು ಸಕಲವನ್ನೂ ಬಲ್ಲವನೂ ಧೀಮಂತನೂ ಆಗಿರುತ್ತಾನೆ.

وَيُدْهِبُ غَيْظَ قُلُوبِهِمْ وَيَتُوبُ اللَّهُ عَلَى
مَنْ يَشَاءُ وَاللَّهُ عَلِيمٌ حَكِيمٌ ⑬

16. ನಿಮ್ಮನ್ನು ಹೀಗೆಯೇ ಬಿಟ್ಟು ಬಿಡಲಾಗುವುದೆಂದು ನೀವೇನಿಸಿ ದ್ದೀರಾ? ವಸ್ತುತಃ ನಿಮ್ಮ ಪೈಕಿ (ಅಲ್ಲಾಹನ ಮಾರ್ಗದಲ್ಲಿ) ಅತಿಯಾಗಿ ಪರಿಶ್ರಮಿಸಿದವರು ಮತ್ತು ಅಲ್ಲಾಹನನ್ನೂ ಸಂದೇಶ ವಾಹಕರನ್ನೂ ಸತ್ಯವಿಶ್ವಾಸಿಗಳನ್ನೂ ಹೊರತು ಅನ್ಯರನ್ನು ಆತ್ಮ ಮಿತ್ರರನ್ನಾಗಿ ಮಾಡಿಕೊಳ್ಳದವರೆಂದು ಅಲ್ಲಾಹನು ಇನ್ನೂ

أَمْ حَسِبْتُمْ أَنْ تُتْرَكُوا وَلَمَّا يَعْلَمِ اللَّهُ
الَّذِينَ جَاهَدُوا مِنْكُمْ وَلَمْ يَتَّخِذُوا مِنْ
دُونِ اللَّهِ وَلَا رَسُولِهِ وَلَا الْمُؤْمِنِينَ
وَلِجَهَّةٍ وَاللَّهُ خَبِيرٌ بِمَا تَعْمَلُونَ ⑭

ಸೊತ್ತುಗಳ ವಿರುದ್ಧ ಮುಗಿ ಬೀಳುವುದು ನಿಮ್ಮ ಪಾಲಿಗೆ ನಿಷಿದ್ಧ. ಜತೆಗೆ ಅವರಿಗೆ ಆಗುವ ಇನ್ನೊಂದು ಪ್ರಯೋಜನವೆಂದರೆ ಇಸ್ಲಾಮಿ ಸಮಾಜದಲ್ಲಿ ಸಮಾನ ಹಕ್ಕುಗಳು ದೊರೆಯುವುದು. ಸಾಮಾಜಿಕ, ಸಾಂಸ್ಕೃತಿಕ ಮತ್ತು ಶಾಸನಾತ್ಮಕ ದೃಷ್ಟಿಯಿಂದ ಅವರು ಇತರ ಮುಸ್ಲಿಮರಂತೆಯೇ ಇರುವರು. ಅವರ ಪ್ರಗತಿಯ ಮಾರ್ಗದಲ್ಲಿ ಯಾವುದೇ ರೀತಿಯ ತಾರತಮ್ಯ ಅಡ್ಡಿಯಾಗಲಾರದು.

8. ಇಲ್ಲಿ ಒಪ್ಪಂದ ಮಾಡುವುದು ಮತ್ತು ಶಪಥ ಹಾಕುವುದೆಂದರೆ ತಾನು ಮುಸ್ಲಿಮನಾಗಿದ್ದೇನೆ ಎಂಬ ಕರಾರು ಮಾಡುವುದು ಮತ್ತು ಇಸ್ಲಾಮಿನ ಬಗ್ಗೆ ತನಗಿರುವ ನಿಷ್ಠೆಯ ಬಗ್ಗೆ ಶಪಥ ಹಾಕುವುದಾಗಿದೆ. ಅರ್ಥಾತ್ ಅವರು ಮುಸ್ಲಿಮರಾಗಿ ಮಾರ್ಪಟ್ಟ ನಂತರ ಪುನಃ ಸತ್ಯನಿಷೇಧದ ಕಡೆಗೆ ಮರಳಿದರೆ ಅವರೊಡನೆ ಯುದ್ಧ ಮಾಡಿರಿ. ಈ ಆದೇಶದ ಪ್ರಕಾರವೇ ಹ.ಅಬೂಬಕರ್(ರ) ಧರ್ಮಭ್ರಷ್ಟರ ವಿರುದ್ಧ ಯುದ್ಧ ಮಾಡಿದ್ದರು.

9. ಈ ಪ್ರಕಟಣೆ ಬರುತ್ತಲೇ ಅರೇಬಿಯಾದ ಸುತ್ತಮುತ್ತಲ ಪ್ರದೇಶದಲ್ಲಿ ಅಗ್ನಿ ಜ್ವಾಲೆಗಳಿದ್ದು ರಕ್ತರಂಜಿತ ಯುದ್ಧವೊಂದನ್ನು ನಾವು ಎದುರಿಸಬೇಕಾಗುವುದು ಎಂದು ಮುಸ್ಲಿಮರು ಭಯಪಡುತ್ತಿದ್ದರು. ನಿಮ್ಮ ಈ ಸಂದೇಹ ಸರಿಯಲ್ಲ. ಅದಕ್ಕೆ ವಿರುದ್ಧವಾದ ಪರಿಣಾಮವನ್ನು ನೀವು ಕಾಣಲಿರುವಿರಿ ಎಂದು ಅಲ್ಲಾಹನು ಈ ಸೂಕ್ತಗಳಲ್ಲಿ ಸಾಂತ್ವನ ನೀಡಿದ್ದಾನೆ.

ಕಂಡುಕೊಳ್ಳಲೇ ಇಲ್ಲ. ಅಲ್ಲಾಹ್ ನೀವು ಮಾಡುತ್ತಿರುವುದೆಲ್ಲವನ್ನೂ ಚೆನ್ನಾಗಿ ಬಲ್ಲವನಾಗಿರುತ್ತಾನೆ.

17. 'ಬಹುದೇವವಿಶ್ವಾಸಿ'ಗಳು ತಮ್ಮ ಮೇಲೆ ತಾವೇ ಸತ್ಯನಿಷೇಧಕ್ಕೆ ಸಾಕ್ಷಿಗಳಾಗಿರುವಾಗ ಅವರು ಅಲ್ಲಾಹನ ಮಸೀದಿಗಳ ಮೇಲ್ವಿಚಾರಕರೂ ಸೇವಕರೂ ಆಗಿರುವುದು ಅವರಿಗೆ ತಕ್ಕುದಲ್ಲ. ಅವರ ಸತ್ಯಮಗಳೆಲ್ಲ ವ್ಯರ್ಥವಾದುವು. ಅವರಿಗೆ ಸದಾಕಾಲ 'ನರಕ'ದಲ್ಲಿ ವಾಸಿಸಲಿಕ್ಕಿದೆ.

مَا كَانَ لِلْمُشْرِكِينَ أَنْ يَعْمُرُوا مَسْجِدَ اللَّهِ شَاهِدِينَ عَلَىٰ أَنْفُسِهِمْ بِالْكُفْرِ أُولَٰئِكَ حَبِطَتْ أَعْمَالُهُمْ فِي النَّارِ هُمْ خَالِدُونَ ﴿١٧﴾

18. ಅಲ್ಲಾಹ್ ಮತ್ತು ಅಂತಿಮ ದಿನದ ಮೇಲೆ ವಿಶ್ವಾಸವಿರುವವರೂ ನಮಾಝನ್ನು ಸಂಸ್ಥಾಪಿಸುವವರೂ ಝಕಾತ್ ಕೊಡುವವರೂ ಅಲ್ಲಾಹನನ್ನು ಹೊರತು ಇನ್ನಾರನ್ನೂ ಭಯಪಡದವರೂ ಮಾತ್ರ ಅಲ್ಲಾಹನ ಮಸೀದಿಗಳನ್ನು ನೆಲೆಗೊಳಿಸುವವ(ಮೇಲ್ವಿಚಾರಕ ಮತ್ತು ಸೇವಕ)ರಾಗಬಲ್ಲರು. ಅವರು ಮಾತ್ರ ಸನ್ಮಾರ್ಗದಲ್ಲಿ ನಡೆಯುವರೆಂದು ನಿರೀಕ್ಷಿಸಬಹುದು.

إِنَّمَا يَعْمُرُ مَسْجِدَ اللَّهِ مَنْ آمَنَ بِاللَّهِ وَالْيَوْمِ الْآخِرِ وَأَقَامَ الصَّلَاةَ وَآتَى الزَّكَاةَ وَكَمْ يَحْشُرُ إِلَّا اللَّهَ فَعَسَىٰ أُولَٰئِكَ أَنْ يَكُونُوا مِنَ الْمُهْتَدِينَ ﴿١٨﴾

19. ಹಜ್ಜ್ ಯಾತ್ರಿಕರಿಗೆ ಜಲಪಾನ ಮಾಡಿಸುವುದನ್ನು ಮತ್ತು ಮಸ್ಜಿದುಲ್ ಹರಾಮ್ನ ಸೇವೆಯನ್ನು ನೀವು ಅಲ್ಲಾಹನ ಹಾಗೂ ಅಂತಿಮ ದಿನದ ಮೇಲೆ ವಿಶ್ವಾಸವಿಟ್ಟು ಅಲ್ಲಾಹನ ಮಾರ್ಗದಲ್ಲಿ ಜೀವದ ಹಂಗು ತೊರೆದು ಹೋರಾಟ ನಡೆಸಿದವನ ಕರ್ಮಕ್ಕೆ ಸರಿಸಮಾನವೆಂದು ಪರಿಗಣಿಸಿದಿರಾ?¹⁰ ಅಲ್ಲಾಹನ ದೃಷ್ಟಿಯಲ್ಲಿ ಇವರಿಬ್ಬರು ಸರಿಸಮಾನರಲ್ಲ ಮತ್ತು ಅಲ್ಲಾಹ್ ಅಕ್ರಮಿಗಳಿಗೆ ಸನ್ಮಾರ್ಗದರ್ಶನ ಮಾಡಿಸುವುದಿಲ್ಲ.

أَجَعَلْتُمْ سِقَايَةَ الْحَاجِّ وَعِمَارَةَ الْمَسْجِدِ الْحَرَامِ كَمَنْ آمَنَ بِاللَّهِ وَالْيَوْمِ الْآخِرِ وَجَاهَدَ فِي سَبِيلِ اللَّهِ لَا يَسْتَوُونَ عِنْدَ اللَّهِ وَاللَّهُ لَا يَهْدِي الْقَوْمَ الظَّالِمِينَ ﴿١٩﴾

20. ಸತ್ಯವಿಶ್ವಾಸವನ್ನು ಕೈಗೊಂಡ, ಅಲ್ಲಾಹನ ಮಾರ್ಗದಲ್ಲಿ ಮನೆ ಮಾರುಗಳನ್ನು ಬಿಟ್ಟು ಮತ್ತು ತನುಧನಗಳಿಂದ ಹೋರಾಟ ನಡೆಸಿದವರ ಪದವಿಯೇ ಅಲ್ಲಾಹನ ಬಳಿ ಉನ್ನತವಾಗಿರುತ್ತದೆ. ಅವರೇ ವಿಜಯಿಗಳು.

الَّذِينَ آمَنُوا وَهَاجَرُوا وَجَاهَدُوا فِي سَبِيلِ اللَّهِ بِأَمْوَالِهِمْ وَأَنْفُسِهِمْ أَكْبَرُ دَرَجَةً عِنْدَ اللَّهِ وَأُولَٰئِكَ هُمُ الْفَائِزُونَ ﴿٢٠﴾

21. ಅವರ ಪ್ರಭು ಅವರಿಗೆ ತನ್ನ ಕೃಪೆ, ಸಂಪ್ರೀತಿ ಮತ್ತು ಅವರಿಗಾಗಿ ಅನಂತ ಸುಖಭೋಗ ಸಾಧನಗಳಿರುವ ಸ್ವರ್ಗಗಳ ಸುವಾರ್ತೆ ನೀಡುತ್ತಾನೆ.

يُبَشِّرُهُمْ رَبُّهُمْ بِرَحْمَةٍ مِنْهُ وَرِضْوَانٍ وَجَنَّاتٍ لَهُمْ فِيهَا نَعِيمٌ مُّقِيمٌ ﴿٢١﴾

10. ಈ ವಾಣಿಯ ಮೂಲಕ ಅಲ್ಲಾಹನ ಭವನದ ಮೊಕ್ಕೇಸರಗಿರಿಯನ್ನು ಮುಂದೆ ಬಹುದೇವಾ ರಾಧಕರು ಮಾಡುವಂತಿಲ್ಲ ಎಂಬ ತೀರ್ಮಾನವನ್ನು ನೀಡಲಾಗಿದೆ. ಕೇವಲ ಹಜ್ಜ್ ಯಾತ್ರಿಕರ ಸೇವೆ ಮಾಡುತ್ತಿದ್ದಾರೆಂಬ ಕಾರಣಕ್ಕಾಗಿ ಕುರ್ಬಾನ ಬಹುದೇವಾರಾಧಕರು ಅದರ ಬಾಧ್ಯಸ್ತರಾಗಿ ಮಾರ್ಪಡುವುದಿಲ್ಲ.

22. ಅವರು ಅವುಗಳಲ್ಲಿ ಸದಾಕಾಲ ವಾಸಿಸುತ್ತಿರುವರು. ನಿಶ್ಚಯ ವಾಗಿಯೂ ಅಲ್ಲಾಹನ ಬಳಿ ಸೇವಾ ಪ್ರತಿಫಲ ನೀಡಲಿಕ್ಕಾಗಿ ಧಾರಾಳವಿದೆ.

خَلِيدِينَ فِيهَا أَبَدًا إِنَّ اللَّهَ عِنْدَهُ
أَجْرٌ عَظِيمٌ ﴿٧﴾

23. ಓ ಸತ್ಯವಿಶ್ವಾಸಿಗಳೇ, ನಿಮ್ಮ ಪಿತರೂ ನಿಮ್ಮ ಭ್ರಾತೃಗಳೂ 'ಸತ್ಯವಿಶ್ವಾಸ'ಕ್ಕೆ ಎದುರಾಗಿ 'ಸತ್ಯನಿಷೇಧ'ವನ್ನೇ ಇಷ್ಟಪಟ್ಟರೆ ಅವರನ್ನೂ ಆಪ್ತರನ್ನಾಗಿ ಮಾಡಿಕೊಳ್ಳಬೇಡಿರಿ. ನಿಮ್ಮಲ್ಲಾರಾದರೂ ಅವರನ್ನು ಆಪ್ತರನ್ನಾಗಿ ಮಾಡಿಕೊಂಡರೆ ಅವರೇ ಅಕ್ರಮಿಗಳಾಗುವರು.

يَا أَيُّهَا الَّذِينَ آمَنُوا لَا تَتَّخِذُوا آبَاءَكُمْ
وَإِخْوَانَكُمْ أَوْلِيَاءَ إِنِ اسْتَحَبُّوا الْكُفْرَ
عَلَى الْإِيمَانِ ط وَمَنْ يَتَّوَلَّهُمْ مِنْكُمْ
فَأُولَئِكَ هُمُ الظَّالِمُونَ ﴿٨﴾

24. ಓ ಪೈಗಂಬರರೇ, ಹೇಳಿರಿ - ನಿಮ್ಮ ಪಿತರೂ ನಿಮ್ಮ ಮಕ್ಕಳೂ ನಿಮ್ಮ ಸೋದರರೂ ನಿಮ್ಮ ಪತ್ನಿಯರೂ ನಿಮ್ಮ ನೆಂಟರಿಷ್ಟರೂ ನೀವು ಸಂಪಾದಿಸಿದ ಸಂಪತ್ತೂ ಮಂದಗೊಳ್ಳಬಹುದೆಂದು ನೀವು ಭಯಪಡುತ್ತಿರುವ ನಿಮ್ಮ ವ್ಯಾಪಾರ ವಹಿವಾಟುಗಳೂ ನೀವು ಇಷ್ಟಪಡುತ್ತಿರುವ ನಿಮ್ಮ ನಿವಾಸಗಳೂ ನಿಮಗೆ - ಅಲ್ಲಾಹ್, ಅವನ ಸಂದೇಶವಾಹಕ ಮತ್ತು ಅವನ ಮಾರ್ಗದಲ್ಲಿ ಹೋರಾಟ ನಡೆಸುವುದಕ್ಕಿಂತಲೂ ಪ್ರಿಯವಾಗಿದ್ದರೆ, ಅಲ್ಲಾಹನ ತನ್ನ ತೀರ್ಮಾನವನ್ನು ನಿಮ್ಮ ಮುಂದೆ ತರುವವರೆಗೂ ಕಾದು ನಿಲ್ಲಿರಿ. ಅಲ್ಲಾಹನು 'ಕರ್ಮಭ್ರಷ್ಟ'ರಿಗೆ ಮಾರ್ಗದರ್ಶನ ಮಾಡುವುದಿಲ್ಲ.

قُلْ إِنْ كَانَ آبَاؤُكُمْ وَأَبْنَاؤُكُمْ وَإِخْوَانُكُمْ
وَآَزْوَاجُكُمْ وَعَشِيرَتُكُمْ وَأَمْوَالٌ
اقتَرَفْتُمُوهَا وَتِجَارَةٌ تَخْشَوْنَ كَسَادَهَا
وَمَسَاكِينُ تَرْضَوْنََهَا أَحَبَّ إِلَيْكُمْ
مِنَ اللَّهِ وَرَسُولِهِ وَجِهَادٍ فِي
سَبِيلِهِ فَتَرَبَّصُوا حَتَّى يَأْتِيَ اللَّهُ بِأَمْرِهِ ط
وَاللَّهُ لَا يَهْدِي الْقَوْمَ الْفَاسِقِينَ ﴿٩﴾

25. ಅಲ್ಲಾಹ್ ಇದಕ್ಕಿಂತ ಮುಂಚೆ ಅನೇಕ ಸಂದರ್ಭಗಳಲ್ಲಿ ನಿಮಗೆ ಸಹಾಯ ಮಾಡಿರುತ್ತಾನೆ. ಇದೀಗ ಹುನ್ನೈನ್ ಯುದ್ಧದ ದಿನ (ಅವನ ನೆರವಿನ ವೈಖರಿಯನ್ನು ನೀವು ಕಂಡಿರುತ್ತೀರಿ.)¹¹ ಅಂದು ನಿಮಗೆ ಸಂಖ್ಯಾಬಲದ ಜಂಬವಿತ್ತು. ಆದರೆ ಅದು ನಿಮಗೇನೂ ಫಲಕೊಡಲಿಲ್ಲ. ಭೂಮಿಯು ವಿಶಾಲವಿದ್ದೂ ನಿಮ್ಮ ಮಟ್ಟಿಗೆ ಸಂಕುಚಿತವಾಗಿಬಿಟ್ಟಿತು ಮತ್ತು ನೀವು ಬೆನ್ನು ತಿರುಗಿಸಿ ಓಟಕ್ಕಿಳಿರಿ.

لَقَدْ نَصَرَكُمُ اللَّهُ فِي مَوَاطِنَ كَثِيرَةٍ وَيَوْمَ
حُنَيْنٍ إِذْ أَعْجَبَتْكُمْ كُنُفُوكُمْ فَلَمْ تَكُنْ
عَنكُمْ شَيْئًا وَضَاقَتْ عَلَيْكُمْ الْأَرْضُ بِمَا
رَحَبَتْ تُمْ وَلَيْتُمْ مُدْرِكِينَ ﴿١٠﴾

11. ಹುನ್ನೈನ್ ಯುದ್ಧ ಹಿ. ಶ. 8ರ ಶವ್ವಾಲ್ ತಿಂಗಳಲ್ಲಿ ಈ ಸೂಕ್ತಗಳು ಅವತೀರ್ಣಗೊಳ್ಳುವ ಸುಮಾರು ಹನ್ನೆರಡು-ಹದಿಮೂರು ತಿಂಗಳು ಮೊದಲು ಮಕ್ಕಾ ಮತ್ತು ತಾಯಿಫ್‌ನ ನಡುವೆ ಹುನ್ನೈನ್ ಕಣಿವೆಯಲ್ಲಿ ನಡೆದಿತ್ತು. ಈ ಯುದ್ಧದಲ್ಲಿ ಮುಸ್ಲಿಮರ ಕಡೆಯಲ್ಲಿ ಹನ್ನೆರಡು ಸಾವಿರ ಸೈನಿಕರಿದ್ದರು. ಇನ್ನೊಂದೆಡೆ ಸತ್ಯನಿಷೇಧಿಗಳು ಅವರಿಗಿಂತ ಬಹಳ ಕಡಿಮೆ ಸಂಖ್ಯೆಯಲ್ಲಿದ್ದರು. ಅದರ ಹೊರತಾಗಿಯೂ ಹವಾರಿಯನ್ ಗೋತ್ರದ ಬಿಲ್ಲುಗಾರರು, ಮುಸ್ಲಿಮರು ಬೆನ್ನು ತಿರುಗಿಸಿಕೊಳ್ಳುವಂತೆ ಮಾಡಿದರು. ಇಸ್ಲಾಮಿ ಸೇನೆ ಅಸ್ತವ್ಯಸ್ತಗೊಂಡಿತು. ಆ ವೇಳೆ ಪ್ರವಾದಿವರ್ಯರು(ಸ) ಮತ್ತು ಪ್ರಾಣವನ್ನು ಪಣಕ್ಕಿಟ್ಟಿ ಅವರ ಕೆಲವೇ ಕೆಲವು ಅನುಚರರು ವಿಚಲಿತ ರಾಗದ ನಿಂದಿದ್ದರು. ಅವರ ದೃಢಚಿತ್ತತೆಯಿಂದಾಗಿಯೇ ಸೇನೆಗೆ ಮತ್ತೊಮ್ಮೆ ಸಜ್ಜು ಗೊಳ್ಳಲು ಸಾಧ್ಯವಾಯಿತು. ಕೊನೆಗೆ ಮುಸ್ಲಿಮರೇ ಜಯಶಾಲಿಗಳಾದರು. ಅನ್ಯಥಾ ಮಕ್ಕಾ ವಿಜಯದಿಂದ ಗಳಿಸಿರುವುದಕ್ಕಿಂತ ಹೆಚ್ಚಿನದನ್ನು ಹುನ್ನೈನ್ ಯುದ್ಧದ ಮೂಲಕ ಕಳೆದು ಕೊಳ್ಳಬೇಕಾಗುತ್ತಿತ್ತು.

26. ಅನಂತರ ಅಲ್ಲಾಹನು ತನ್ನ ಪ್ರಶಾಂತತೆಯನ್ನು ತನ್ನ ರಸೂಲರ ಮೇಲೂ ಸತ್ಯವಿಶ್ವಾಸಿಗಳ ಮೇಲೂ ಇಳಿಸಿದನು ಮತ್ತು ನಿಮಗೆ ಕಾಣದಂತಹ ಸೈನ್ಯವನ್ನು ಇಳಿಸಿ ಸತ್ಯನಿಷೇಧಿಗಳನ್ನು ಶಿಕ್ಷಿಸಿದನು. ಸತ್ಯವನ್ನು ನಿಷೇಧಿಸುವವರಿಗೆ ಇದೇ ಪ್ರತಿಫಲ.

ثُمَّ أَنْزَلَ اللَّهُ سَكِينَتَهُ عَلَى رَسُولِهِ وَعَلَى الْمُؤْمِنِينَ وَأَنْزَلَ جُنُودًا لَمْ تَرَوْهَا وَعَذَّبَ الَّذِينَ كَفَرُوا ۗ وَذَلِكَ جَزَاءُ الْكَافِرِينَ ﴿٢٦﴾

27. ಹೀಗೆ ಶಿಕ್ಷೆಕೊಟ್ಟು ಬಳಿಕ ಅಲ್ಲಾಹನು ತನಗಿಷ್ಟವಿದ್ದವರಿಗೆ ಪಶ್ಚಾತ್ತಾಪ ಪಡುವ ಅನುಗ್ರಹ ನೀಡುತ್ತಾನೆ.¹² (ಇದನ್ನೂ ನೀವು ಕಂಡು ಕೊಂಡಿರಿ.) ಅಲ್ಲಾಹನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

ثُمَّ يَتُوبُ اللَّهُ مِنْ بَعْدِ ذَلِكَ عَلَى مَنْ يَشَاءُ ۗ وَاللَّهُ عَفُورٌ رَحِيمٌ ﴿٢٧﴾

28. ಓ ಸತ್ಯವಿಶ್ವಾಸಿಗಳೇ, ಬಹುದೇವವಿಶ್ವಾಸಿಗಳು ಅಶುದ್ಧರಾಗಿರುತ್ತಾರೆ.* ಆದುದರಿಂದ ಈ ವರ್ಷದ ಬಳಿಕ ಅವರು ಮಸ್ಜಿದುಲ್ ಹರಾಮಿನ ಬಳಿ ಸುಳಿಯಬಾರದು.¹³ ನಿಮಗೆ ದಾರಿದ್ರ್ಯದ ಭಯ ವಿದ್ದರೆ ಅಲ್ಲಾಹನಿಚ್ಛಿಸಿದರೆ ನಿಮ್ಮನ್ನು ತನ್ನ ಅನುಗ್ರಹದಿಂದ ಸಂಪನ್ನಗೊಳಿಸಲೂಬಹುದು. ಅಲ್ಲಾಹನು ಸರ್ವಜ್ಞನೂ ಯುಕ್ತಿ ಪೂರ್ಣನೂ ಆಗಿರುತ್ತಾನೆ.

يَا أَيُّهَا الَّذِينَ آمَنُوا إِنَّمَا الْمُشْرِكُونَ نَجَسٌ فَلَا يَقْرَبُوا الْمَسْجِدَ الْحَرَامَ بَعْدَ عَامِهِمْ هَذَا ۖ وَإِنْ خِفْتُمْ عَيْلَةً فَسَوْفَ يُغْنِيكُمْ اللَّهُ مِنْ فَضْلِهِ ۖ إِنَّ شَاءَ إِنَّ اللَّهَ عَلِيمٌ حَكِيمٌ ﴿٢٨﴾

29. ಅಲ್ಲಾಹ್ ಹಾಗೂ ಅಂತಿಮ ದಿವಸದ ಮೇಲೆ ವಿಶ್ವಾಸವಿರಿಸದ, ಅಲ್ಲಾಹ್ ಹಾಗೂ ಅವನ ರಸೂಲರು ನಿಷಿದ್ಧವೆಂದು ಸಾರಿರುವುದನ್ನು ನಿಷಿದ್ಧಮಾಡಿಕೊಳ್ಳದ ಮತ್ತು ಸತ್ಯಧರ್ಮವನ್ನು ತಮ್ಮ ಧರ್ಮವನ್ನಾಗಿ ಮಾಡಿಕೊಳ್ಳದ ಗ್ರಂಥದವರು ತಮ್ಮ ಕೈಯಿಂದಲೇ 'ಜಿರಿಯ' (ರಕ್ಷಣಾಕರ) ಕೊಟ್ಟು ಅಧೀನ ರಾಗುವವರೆಗೂ (ಅವರೊಡನೆ ಹೋರಾಡಿರಿ).¹⁴

قَاتِلُوا الَّذِينَ لَا يُؤْمِنُونَ بِاللَّهِ وَلَا بِالْيَوْمِ الْآخِرِ وَلَا يُحَرِّمُونَ مَا حَرَّمَ اللَّهُ وَرَسُولُهُ وَلَا يَدِينُونَ دِينَ الْحَقِّ مِنَ الَّذِينَ أُوتُوا الْكِتَابَ حَتَّى يُعْطُوا الْجِزْيَةَ عَنْ يَدٍ وَهُمْ صَاغِرُونَ ﴿٢٩﴾

30. 'ಉರೈಯಾ' ದೇವಪುತ್ರನೆಂದು ಯಹೂದಿಯರು ಹೇಳುತ್ತಾರೆ.

وَقَالَتِ الْيَهُودُ عُزَيْرٌ ابْنُ اللَّهِ وَقَالَتِ

12. ಹನ್ನೆನ್ ಯುದ್ಧದಲ್ಲಿ ಸೋಲನುಭವಿಸಿದ ಸತ್ಯನಿಷೇಧಿಗಳೆಲ್ಲರೂ ಆ ಬಳಿಕ ಇಸ್ಲಾಮ್ ಸ್ವೀಕರಿಸಿದರು. ಅದರ ಕಡೆಗೆ ಈ ಮೂಲಕ ಸೂಚಿಸಲಾಗಿದೆ.

*ಅವರ ವಿಶ್ವಾಸ, ನಡತೆ, ಕರ್ಮಗಳು ಹಾಗೂ ಅಜ್ಞಾನಜನ್ಯ ಜೀವನ ಪದ್ಧತಿಯೂ ಅಶುದ್ಧವಾಗಿದೆ.

13. ಅರ್ಥಾತ್- ಮುಂದೆ ಅವರ ಫಾಲಿಗೆ ಹಜ್ಜ್ ಮತ್ತು ಅಲ್ಲಾಹನ ಭವನದ ಸಂದರ್ಶನ ಮಾತ್ರವಲ್ಲದೆ ಮಸ್ಜಿದುಲ್ ಹರಾಮ್‌ನ ಆವರಣದೊಳಗೆ ಪ್ರವೇಶವೂ ನಿಷಿದ್ಧವಾಗಿದೆ.

14. ಅರ್ಥಾತ್ ಅವರು ವಿಶ್ವಾಸ ತಾಳಬೇಕು ಮತ್ತು ಸತ್ಯ ಧರ್ಮದ ಅನುಯಾಯಿಗಳಾಗಿ ಮಾರ್ಪಡಬೇಕು ಎಂಬುದು ಹೋರಾಟದ ಉದ್ದೇಶವಲ್ಲ. ಅವರ ಆಡಳಿತ ಕೊನೆಗೊಳ್ಳಬೇಕು ಎಂಬುದು ಇದರ ಉದ್ದೇಶ. ಅವರು ಭೂಮಿಯಲ್ಲಿ ಆಜ್ಞಾಧಿಕಾರಿಗಳಾಗಿಯೂ ಆದೇಶ ಕೊಡುವವರಾಗಿಯೂ ಇರಕೂಡದು. ಭೂಮಿಯ ಸುವ್ಯವಸ್ಥೆ ಕಾಪಾಡುವ, ಆದೇಶಕೊಡುವ ಮತ್ತು ನಾಯಕತ್ವದ ಅಧಿಕಾರಗಳು ಸತ್ಯಧರ್ಮದ ಅನುಯಾಯಿಗಳ ಬಳಿ ಇರಬೇಕು. ಗ್ರಂಥದವರು ಅವರ ಕೈಕೆಳಗೆ ಅಧೀನರಾಗಿ ಇರಬೇಕು. ಅನಂತರ ಅವರ ಪೈಕಿ ಯಾರು ಬೇಕಾದರೂ ಸ್ವಇಚ್ಛೆಯಿಂದ ಮುಸ್ಲಿಮರಾಗಬಹುದು. ಅನ್ಯಥಾ ಅವರು ಜಿರಿಯಾ ತೆರುತ್ತಿರಬೇಕು. ಇಸ್ಲಾಮ್ ಸರ್ಕಾರ ದಿಮ್ಮಿಗಳಿಗೆ ನೀಡುವ ಸುರಕ್ಷೆಗೆ ಪ್ರತಿಯಾಗಿ ಈ ಜಿರಿಯಾ ತೆರಿಗೆಯನ್ನು ಪಡೆಯಲಾಗುತ್ತದೆ. ಅಲ್ಲದೆ ಅವರು ಅಧೀನರಾಗಿರಲು ಸಮ್ಮತಿಸುತ್ತಾರೆ ಎಂಬುದನ್ನು ಸೂಚಿಸಲಿಕ್ಕೂ ಇದೊಂದು ಸಂಕೇತವಾಗಿದೆ.

<p>ಮಸೀಹ್ (ಈಸಾ) ದೇವ ಪುತ್ರನೆಂದು ಕ್ರೈಸ್ತರು ಹೇಳುತ್ತಾರೆ. ಅವರು ತಮಗಿಂತ ಹಿಂದೆ ಸತ್ಯನಿಷೇಧಿಗಳಾಗಿದ್ದವರನ್ನು ಅನುಕರಿಸುತ್ತ ತಮ್ಮ ಬಾಯಿಗಳಿಂದ ಹೊರಡಿಸುವ ಅಸಂಬದ್ಧ ಮಾತುಗಳಿವು. ದೇವನ ಪ್ರಹಾರವಿದೆ ಅವರ ಮೇಲೆ. ಅವರು ಎಲ್ಲಿಂದ ಮೋಸಹೋಗುತ್ತಿರುವರೋ!</p>	<p>النَّصْرَى الْمَسِيحِ ابْنُ اللَّهِ ذَلِكَ قَوْلُهُمْ بِأَفْوَاهِهِمْ يُضَاهَوْنَ قَوْلَ الَّذِينَ كَفَرُوا مَنْ قَبْلُ فَتَلَّهُمُ اللَّهُ أَنْ يَكُونُوا Ⓜ</p>
<p>31. ಅವರು ಅಲ್ಲಾಹನನ್ನು ಹೊರತು ತಮ್ಮ ವಿದ್ವಾಂಸರನ್ನೂ ಸಂತರನ್ನೂ ತಮ್ಮ ಪ್ರಭುಗಳನ್ನಾಗಿ ಮಾಡಿಕೊಂಡಿರುತ್ತಾರೆ¹⁵ ಇದೇ ರೀತಿಯಲ್ಲಿ ಮರ್ಯಮರ ಪುತ್ರ ಮಸೀಹರನ್ನೂ (ಪ್ರಭುವಾಗಿ ಮಾಡಿಕೊಂಡಿದ್ದಾರೆ.) ವಸ್ತುತಃ ಅವರಿಗೆ ಏಕದೇವ ನನ್ನು ಹೊರತು ಇನ್ನಾರ ದಾಸ್ಯ ಆರಾಧನೆಯನ್ನೂ ಮಾಡಲು ಅಪ್ಪಣೆ ಕೊಡಲಾಗಿಲ್ಲ. ಆತನ ಹೊರತು ಅನ್ಯ-ಆರಾಧ್ಯರಾರೂ ಇಲ್ಲ. ಅವರಾಡುತ್ತಿರುವ ದೇವಸಹಭಾಗಿತ್ವ ಪರ ಮಾತುಗಳಿಂದ ಅವನು ಅತ್ಯಂತ ಪರಿಶುದ್ಧನು.</p>	<p>إِخْتَدَوْا أَحْبَابَهُمْ وَرُحَبَاءَهُمْ أَرْبَابًا مِنْ دُونِ اللَّهِ وَالْمَسِيحِ ابْنِ مَرْيَمَ وَمَا أُمْرًا إِلَّا لِيَعْبُدُوا إِلَهًا وَاحِدًا لَا إِلَهَ إِلَّا هُوَ سُبْحَانَهُ عَمَّا يُشْرِكُونَ Ⓜ</p>
<p>32. ಅವರು ಅಲ್ಲಾಹನ ಜ್ಯೋತಿಯನ್ನು ತಮ್ಮ ಬಾಯಿಗಳಿಂದ ಊದಿ ನಂದಿಸಿಬಿಡಲು ಇಚ್ಛಿಸುತ್ತಾರೆ. ಆದರೆ ಅಲ್ಲಾಹ್ ತನ್ನ ಜ್ಯೋತಿಯನ್ನು ಪರಿಪೂರ್ಣಗೊಳಿಸದೆ ಬಿಡುವವನಲ್ಲ. ಇದು ಸತ್ಯನಿಷೇಧಿಗಳಿಗೆ ಎಷ್ಟೇ ಅಪ್ರಿಯವಾಗಲಿ.</p>	<p>يُرِيدُونَ أَنْ يُطْفِئُوا نُورَ اللَّهِ بِأَفْوَاهِهِمْ وَيَأْتِي اللَّهُ إِلَّا أَنْ يَشَاءَ نُورَهُ وَكُ كِرَّهُ الْكُفْرُونَ Ⓜ</p>
<p>33. ತನ್ನ ರಸೂಲರನ್ನು ಸನ್ಮಾರ್ಗ ಮತ್ತು ಸತ್ಯಧರ್ಮದೊಂದಿಗೆ ಕಳುಹಿಸಿದಾತನು ಅಲ್ಲಾಹನೇ. (ಇದು) ಅದನ್ನು ಸಕಲ ಧರ್ಮಗಳ ಮೇಲೆ ಉತ್ಪಾನಗೊಳಿಸಲಿಕ್ಕಾಗಿ.¹⁶ 'ಬಹುದೇವವಿಶ್ವಾಸಿಗಳಿಗೆ ಇದು ಎಷ್ಟೇ ಅಪ್ರಿಯವಾಗಿರಲಿ.</p>	<p>هُوَ الَّذِي أَرْسَلَ رَسُولَهُ بِالْهُدَى وَ دِينِ الْحَقِّ لِيُظْهِرَهُ عَلَى الدِّينِ كُلِّهِ وَكَوْكَرَهُ الْمُشْرِكُونَ Ⓜ</p>
<p>15. ಪ್ರವಾದಿವಚನದ ಮೂಲಕ ತಿಳಿದುಬರುವುದೇನೆಂದರೆ ಮೊದಲು ಕ್ರೈಸ್ತರಾಗಿದ್ದ ಅದಿ ಬಿನ್ ಹಾತಿಮ್ ಪ್ರವಾದಿವರ್ಯರ(ಸ) ಬಳಿ ಬಂದು ಇಸ್ಲಾಮ್ ಸ್ವೀಕರಿಸಿದ ಬಳಿಕ, "ಈ ಸೂಕ್ತದಲ್ಲಿ ನಮ್ಮ ಮೇಲೆ ವಿದ್ವಾಂಸರನ್ನು ಮತ್ತು ಸಂತರನ್ನು ದೇವರುಗಳನ್ನಾಗಿ ಮಾಡಿರುವ ಆರೋಪ ಹೊರಿಸಲಾಗಿದೆ. ಇದರ ಸತ್ಯಾಂಶವೇನು?" ಎಂದು ಕೇಳಿದರು. ಪ್ರವಾದಿವರ್ಯರು(ಸ) ಉತ್ತರಿಸುತ್ತಾ ಹೇಳಿದರು, "ಅವರು ನಿಷೇಧಿಸುವುದನ್ನು ನೀವು ನಿಮ್ಮ ಪಾಲಿಗೆ ನಿಷಿದ್ಧಗೊಳಿಸಿಕೊಳ್ಳುತ್ತೀರಿ. ಅವರು ಧರ್ಮಸಮ್ಮತಗೊಳಿಸುವುದನ್ನೂ ನೀವು ನಿಮ್ಮ ಪಾಲಿಗೆ ಧರ್ಮಸಮ್ಮತಗೊಳಿಸಿಕೊಳ್ಳುತ್ತೀರಿ. ಇದು ನಿಜವಲ್ಲವೇ?" "ಹೌದು ಹಾಗೆ ನಾವು ಮಾಡುತ್ತೇವೆ" ಎಂದು ಅವರು ಹೇಳಿದರು. ಅದಕ್ಕೆ ಪ್ರವಾದಿವರ್ಯರು(ಸ), "ಅವರನ್ನು ದೇವರಾಗಿ ಮಾಡಿಕೊಳ್ಳುವುದರ ಅರ್ಥ ಇದುವೇ ಆಗಿದೆ" ಎಂದು ಹೇಳಿದರು. ಗ್ರಂಥದ ಆಧಾರವಿಲ್ಲದೆ ಯಾರಾದರೂ ಮನುಷ್ಯರ ಜೀವನಕ್ಕೆ ಸಿಂಧು ಅಸಿಂಧುಗಳ ಮೇರೆಯನ್ನು ಗೊತ್ತು ಪಡಿಸುವುದು ವಾಸ್ತವದಲ್ಲಿ ತನ್ನನ್ನು ದೇವತ್ವದ ಸ್ಥಾನದಲ್ಲಿ ಕುಳ್ಳಿರಿಸುವುದಕ್ಕೆ ಸಮಾನವಾಗಿದೆ. ಅವರ ವಿಧಿನೀಯದ ಅಧಿಕಾರವನ್ನು ಸಮ್ಮತಿಸುವುದು ವಾಸ್ತವದಲ್ಲಿ ಅವರನ್ನೇ ದೇವರಾಗಿ ಮಾಡಿಕೊಂಡಂತೆ ಎಂದು ಇದರಿಂದ ವ್ಯಕ್ತವಾಗುತ್ತದೆ.</p> <p>16. 'ಅದ್ವೀನ್' ಎಂಬ ಪದವನ್ನು ನಾವು ಧರ್ಮ ಎಂದು ಅನುವಾದಿಸಿದ್ದೇವೆ. ಅರಬಿ ಭಾಷೆಯಲ್ಲಿ 'ದೀನ್' ಎಂಬ ಶಬ್ದ ಜೀವನ ವ್ಯವಸ್ಥೆ ಅಥವಾ ಬದುಕಿನ ಪದ್ಧತಿಗೆ ಉಪಯೋಗಿಸಲ್ಪಡುತ್ತದೆ. ಅದರ ನಿರ್ಮಾತೃವನ್ನು ಅನುಸರಣೆಯಾಗುವೆಂದು ಬಗೆದು ಅನುಸರಿಸಬೇಕಾಗುತ್ತದೆ. ಒಟ್ಟಿನಲ್ಲಿ ಪ್ರವಾದಿಗಳ ಆಗಮನೋದ್ದೇಶ ಅವರು ದೇವನ ವತಿಯಿಂದ ತಂದಿರುವ ಸನ್ಮಾರ್ಗ ಮತ್ತು ಸದ್ಧರ್ಮವನ್ನು 'ದೀನ್'ನ</p>	

34. ಓ ಸತ್ಯವಿಶ್ವಾಸಿಗಳೇ, ಗ್ರಂಥದವರ ಅಧಿಕಾಂಶ ವಿದ್ವಾಂಸರೂ ಸಂತರೂ ಜನರ ಸಂಪತ್ತನ್ನು ಅನುಚಿತ ವಿಧಾನಗಳಿಂದ ಕಬಳಿಸುತ್ತಾರೆ ಮತ್ತು ಅವರನ್ನು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೆ. ಚಿನ್ನವನ್ನೂ ಬೆಳ್ಳಿಯನ್ನೂ ಸಂಗ್ರಹಿಸಿಟ್ಟು ಅವುಗಳನ್ನು ದೇವ ಮಾರ್ಗದಲ್ಲಿ ಖರ್ಚು ಮಾಡದವರಿಗೆ ವೇದನಾಯುಕ್ತ ಯಾತನೆಯ ಸುವಾರ್ತೆ ನೀಡಿರಿ.

يَا أَيُّهَا الَّذِينَ آمَنُوا إِن كَثِيرًا مِّنَ الْكَاذِبِينَ
وَالرُّهْبَانِ لَيَأْكُلُونَ أَمْوَالَ النَّاسِ
بِالْبَاطِلِ وَيَصُدُّونَ عَن سَبِيلِ اللَّهِ
وَالَّذِينَ يَكْنِزُونَ الدَّهَبَ وَالْفِضَّةَ
وَلَا يَنْفِقُونَهَا فِي سَبِيلِ اللَّهِ فَبَشِّرْهُمْ
بِعَذَابٍ أَلِيمٍ ﴿٣٤﴾

35. ಈ ಚಿನ್ನ-ಬೆಳ್ಳಿಗಳ ಮೇಲೆ ನರಕಾಗ್ನಿಯನ್ನು ಉರಿಸಲಾಗುವುದು. ತರುವಾಯ ಅದರಿಂದಲೇ ಅವರ ಹಣೆಗಳಿಗೂ ಪಾರ್ಶ್ವಗಳಿಗೂ ಬೆನ್ನುಗಳಿಗೂ ಬರೆ ಹಾಕಲಾಗುವುದು. "ನೀವು ನಿಮಗಾಗಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದುವೇ, ಈಗ ನೀವು ಕೂಡಿಹಾಕಿದ್ದ ಸಂಪತ್ತನ್ನು ಸವಿಯಿರಿ" (ಎನ್ನಲಾಗುವುದು.)

يَوْمَ يُحْمَى عَلَيْهَا فِي نَارِ جَهَنَّمَ فَتُكْوَى
بِهَا جِبَاهُهُمْ وَجُنُوبُهُمْ وَظُهُورُهُمْ
هَذَا مَا كَنْزْتُمْ لَا تَنْفُسَكُمْ فَذُوقُوا
مَا كُنْتُمْ تَكْنِزُونَ ﴿٣٥﴾

36. ನಿಶ್ಚಯವಾಗಿಯೂ ಅಲ್ಲಾಹನು ಭೂಮಿ-ಆಕಾಶಗಳನ್ನು ಸೃಷ್ಟಿಸಿದಂದಿನಿಂದಲೂ ಅಲ್ಲಾಹನ ಲಿಖಿತದಲ್ಲಿ ತಿಂಗಳುಗಳ ಸಂಖ್ಯೆ ಹನ್ನೆರಡೇ ಇದೆ. ಅವುಗಳ ಪೈಕಿ ನಾಲ್ಕು ತಿಂಗಳುಗಳು ನಿಷಿದ್ಧವಾಗಿವೆ.¹⁷ ಇದುವೇ ಸರಿಯಾದ ನಿಯಮ. ಆದುದರಿಂದ ಈ ನಾಲ್ಕು ತಿಂಗಳುಗಳಲ್ಲಿ ನಿಮ್ಮ ಮೇಲೆ ಅಕ್ರಮವೆಸಗಬೇಡಿರಿ ಮತ್ತು ಬಹುದೇವವಿಶ್ವಾಸಿಗಳೆಲ್ಲರೂ ಒಟ್ಟಾಗಿ ನಿಮ್ಮೊಡನೆ ಹೋರಾಟ ನಡೆಸುವಂತೆ ನೀವೂ ಒಟ್ಟಾಗಿ ಅವರೊಡನೆ ಹೋರಾಟ ನಡೆಸಿರಿ.¹⁸ ಅಲ್ಲಾಹನು ಧರ್ಮನಿಷ್ಠರೊಂದಿಗೇ ಇದ್ದಾನೆಂಬುದನ್ನು ಅರಿಯಿರಿ.

إِنَّ عِدَّةَ الشُّهُورِ عِنْدَ اللَّهِ اثْنَا عَشَرَ
شَهْرًا فِي كِتَابِ اللَّهِ يَوْمَ خَلَقَ السَّمَوَاتِ
وَالْأَرْضَ مِنْهَا أَرْبَعَةٌ حُرْمٌ ذَلِكَ
الَّذِينَ الْقِيَمَةُ فَلَا تَظْلِمُوا فِيهِنَّ
أَنْفُسَكُمْ وَقَاتِلُوا الْمُشْرِكِينَ كَآفَّةً
كَمَا قَاتَلْتُمُوكُمْ كَآفَّةً وَاعْلَمُوا أَنَّ اللَّهَ
مَعَ الْمُتَّقِينَ ﴿٣٦﴾

37. 'ನಸೀ' ಎಂಬುದು ಸತ್ಯನಿಷ್ಠೆಧದಲ್ಲಿ ಇನ್ನೊಂದು ಹೆಚ್ಚಳ.

إِنَّمَا النَّسِيءُ زِيَادَةٌ فِي الْكُفْرِ يُضَلُّ بِهِ

ಸ್ಥಾನದಲ್ಲಿರುವ ಇತರಲ್ಲ ವ್ಯವಸ್ಥೆ ಮತ್ತು ಪದ್ಧತಿಗಳ ಮೇಲೆ ಪ್ರಬಲಗೊಳಿಸುವುದಾಗಿದೆ ಎಂದು ಈ ಸೂಕ್ತದಲ್ಲಿ ತಿಳಿಸಲಾಗಿದೆ. ತಾವು ತಂದಿರುವ ಜೀವನ ವ್ಯವಸ್ಥೆಯನ್ನು ಇತರ ವ್ಯವಸ್ಥೆಯ ಆಶ್ರಯದಲ್ಲಿ ಅಧೀನವಾಗಿರಿಸಲು ಮತ್ತು ಆ ವ್ಯವಸ್ಥೆಯು ನೀಡಿರುವ ರಿಯಾಯಿತಿ ಮತ್ತು ಅವಕಾಶಗಳ ಮಟ್ಟಕ್ಕೆ ಅದನ್ನು ಹೊಂದಿಕೊಳ್ಳುವಂತೆ ಮಾಡಲಿಕ್ಕಾಗಿ ಯಾವ ಪ್ರವಾದಿಯೂ ಬಂದಿರಲಿಲ್ಲ. ಅವರು ಭೂಮಿ-ಆಕಾಶಗಳ ಅಧಿಪತಿಯ ಪ್ರತಿನಿಧಿಗಳಾಗಿ ಬರುತ್ತಾರೆ ಮತ್ತು ತಮ್ಮೊಡೆಯನ ಸತ್ಯವ್ಯವಸ್ಥೆ ಪ್ರಬಲವಾಗುವುದನ್ನು ಅವರು ಕಾಣಬಯಸುತ್ತಾರೆ. ಲೋಕದಲ್ಲಿ ಇತರ ಜೀವನ ವ್ಯವಸ್ಥೆಯಿದ್ದರೂ ಅದು ದೈವಿಕ ವ್ಯವಸ್ಥೆಯು ನೀಡಿರುವ ಅವಕಾಶಗಳ ಮಿತಿಗಳಲ್ಲಿರಬೇಕು. ಜಿಝಿಯಾ ಪಾವತಿಸಿದಾಗ ದಿಮ್ಮಿಗಳಿಗೆ ತಮ್ಮ ಜೀವನ ಪದ್ಧತಿಯನ್ನು ಪಾಲಿಸಲು ಅವಕಾಶವಿರುವಂತಿರಬೇಕು. ಅದರ ಸ್ಥಿತಿ, ಸತ್ಯನಿಷ್ಠೆಧಗಳು ಪ್ರಬಲವಾಗಿ ಸದ್ಧರ್ಮದ ವಕ್ತಾರರು ದಿಮ್ಮಿಗಳಾಗಿ ಮಾರ್ಪಡುವಂತಾಗಬಾರದು.

17. ನಿಷಿದ್ಧ ತಿಂಗಳುಗಳೆಂದರೆ ಹಜ್ಜ್ ನಿರ್ವಹಿಸಲಿಕ್ಕಾಗಿ ಇರುವ ದುಲ್‌ಹಜ್ಜ್, ದುಲ್‌ಹಜ್ಜ್ ಮತ್ತು ಮುಹರ್ರಮ್ ಹಾಗೂ ಉಮ್ರಾಕ್ಕಾಗಿ ಇರುವ ರಜಬ್ ತಿಂಗಳು.

18. ಅರ್ಥಾತ್- ಈ ತಿಂಗಳುಗಳಲ್ಲೂ ಬಹುದೇವಾರಾಧಕರು ಹೋರಾಟವನ್ನು ನಿಲ್ಲಿಸದಿದ್ದರೆ, ಅವರು ಸಂಘಟಿತರಾಗಿ ನಿಮ್ಮ ವಿರುದ್ಧ ಹೋರಾಡುವಂತೆ, ನೀವೂ ಸಂಘಟಿತರಾಗಿ ಅವರ ವಿರುದ್ಧ ಹೋರಾಡಿರಿ. ಅಲ್‌ಬಕರ: ಅಧ್ಯಾಯದ 194ನೆಯ ಸೂಕ್ತ, ಈ ಸೂಕ್ತದ ವಿವರಣೆಯಾಗಿದೆ.

ಇದರಿಂದ ಸತ್ಯನಿಷೇಧಿಗಳು ಪಥಭ್ರಷ್ಟತೆಯಲ್ಲಿ ಸಿಲುಕಿ ಸಲ್ಲುತ್ತಾರೆ. ಅಲ್ಲಾಹನು ನಿಷಿದ್ಧಗೊಳಿಸಿದ ತಿಂಗಳುಗಳ ಸಂಖ್ಯೆ ಭರ್ತಿಯಾಗುವಂತೆ ಹಾಗೂ ಅಲ್ಲಾಹನು 'ನಿಷಿದ್ಧ'ಗೊಳಿಸಿದುದನ್ನು 'ಧರ್ಮಸಮ್ಮತ'ವನ್ನಾಗಿ ಮಾಡಿಕೊಳ್ಳಲಿಕ್ಕಾಗಿ ಒಂದು ವರ್ಷ, ಒಂದು ತಿಂಗಳನ್ನು ಧರ್ಮಬದ್ಧಗೊಳಿಸಿಕೊಳ್ಳುತ್ತಾರೆ ಮತ್ತು ಇನ್ನೊಂದು ವರ್ಷ ಅದನ್ನು 'ನಿಷಿದ್ಧ'ಗೊಳಿಸಿಕೊಳ್ಳುತ್ತಾರೆ.¹⁹ ಅವರ ದುಷ್ಕರ್ಮಗಳನ್ನು ಅವರಿಗೆ ಮನೋಹರಗೊಳಿಸಲಾಗಿದೆ. ಅಲ್ಲಾಹನು ಸತ್ಯನಿಷೇಧಿಗಳಿಗೆ ಮಾರ್ಗದರ್ಶನವನ್ನೀಯುವುದಿಲ್ಲ.

38. ಓ ಸತ್ಯವಿಶ್ವಾಸಿಗಳೇ,²⁰ ಅಲ್ಲಾಹನ ಮಾರ್ಗದಲ್ಲಿ ಹೊರಡಲು ನಿಮ್ಮೊಡನೆ ಹೇಳಿದಾಗ ನೀವು ನೆಲಕ್ಕೆ ಅಂಟಿಕೊಂಡದ್ದೇಕೆ? ನೀವು ಪರಲೋಕಕ್ಕೆ ಪ್ರತಿಯಾಗಿ ಐಹಿಕ ಜೀವನವನ್ನು ಮೆಚ್ಚಿಕೊಂಡಿರಾ? ಹಾಗಿದ್ದರೆ ನಿಮಗೆ ತಿಳಿದಿರಲಿ! ಇಹಜೀವನದ ಈ ಸಾವಾನು ಸಲಕರಣೆಗಳೆಲ್ಲ ಪರಲೋಕದಲ್ಲಿ ಅತ್ಯಲ್ಪವಾಗಿರುವುವು.

39. ನೀವು ಹೊರಡದಿದ್ದರೆ ಅಲ್ಲಾಹ್ ನಿಮಗೆ ವೇದನಾತ್ಮಕ ಶಿಕ್ಷೆ ಕೊಡುವನು ಮತ್ತು ನಿಮ್ಮ ಸ್ಥಾನದಲ್ಲಿ ಬೇರಾವುದಾದರೂ ಜನಾಂಗವನ್ನು ಎಬ್ಬಿಸುವನು. ನೀವು ಅವನಿಗೇನೂ ನಷ್ಟವನ್ನುಂಟು ಮಾಡಲಾರಿರಿ. ಅಲ್ಲಾಹನು ಪ್ರತಿಯೊಂದು ವಿಷಯದ ಸಾಮರ್ಥ್ಯವಿರುವವನು.

40. ನೀವು ಪ್ರವಾದಿಯವರಿಗೆ ಸಹಾಯ ಮಾಡದಿದ್ದರೆ ಚಿಂತಿಲ್ಲ. ಸತ್ಯನಿಷೇಧಿಗಳು ಅವರನ್ನು ಹೊರ ಹಾಕಿದಾಗ, ಅವರು ಇಬ್ಬರ ಪೈಕಿ ಎರಡನೆಯವರಾಗಿದ್ದಾಗ, ಅವರಿಬ್ಬರೂ ಗುಹೆಯೊಳಗಿದ್ದಾಗ, ಅವರು ತಮ್ಮ ಸಂಗಾತಿಯೊಡನೆ, "ಬೇದಗೊಳ್ಳಬೇಡಿರಿ. ಅಲ್ಲಾಹ್

الَّذِينَ كَفَرُوا يُجِلُّونَهُ عَامًا وَيُحَرِّمُونَ
عَامًا لِّيُؤْطُوا غَدَاةً مَا حَرَّمَ اللَّهُ فَيُجِلُّونَهُ
مَا حَرَّمَ اللَّهُ رَبِّينَ لَهُمْ سُوءُ أَعْمَالِهِمْ
وَاللَّهُ لَا يَهْدِي الْقَوْمَ الْكَافِرِينَ ﴿٢٠﴾

يَا أَيُّهَا الَّذِينَ آمَنُوا مَا لَكُمْ إِذَا قِيلَ لَكُمْ
انفِرُوا فِي سَبِيلِ اللَّهِ أَتَأْتِلُّكُمْ إِلَى الْأَرْضِ
أَرْضَيْتُمْ بِالْحَيَاةِ الدُّنْيَا مِنَ الْآخِرَةِ
فَمَا مَتَاعُ الْحَيَاةِ الدُّنْيَا فِي الْآخِرَةِ
إِلَّا قَلِيلٌ ﴿٢٠﴾

إِلَّا تَتَفَرُّوْا يُعَذِّبُكُمْ عَذَابًا أَلِيمًا
وَيَسْتَنْبِئُ قَوْمًا غَيْرَكُمْ وَلَا تَضُرُّوْهُ
شَيْئًا وَاللَّهُ عَلَى كُلِّ شَيْءٍ قَدِيرٌ ﴿٢١﴾

إِلَّا تَتَضَرَّوْهُ فَقَدْ نَصَرَهُ اللَّهُ إِذْ أَخْرَجَهُ
الَّذِينَ كَفَرُوا ثَانِي اثْنَيْنِ إِذْ هُمَا فِي الْغَارِ
إِذْ يَقُولُ لِصَاحِبِهِ لَا تَحْرَنْ إِنَّا اللَّهُ مَعَآ

19. ಅರಬರಲ್ಲಿ ಎರಡು ವಿಧದ 'ನಸೀ' ಪ್ರಚಲಿತವಿತ್ತು. ಮೊದಲನೆಯದಾಗಿ ಯುದ್ಧ, ದರೋಡೆ, ಕೊಲೆಯ ಪ್ರತೀಕಾರ ಇತ್ಯಾದಿಗಳಿಗಾಗಿ ಅವರು ಯಾವುದಾದರೂ ನಿಷಿದ್ಧ ತಿಂಗಳನ್ನು ಧರ್ಮಸಮ್ಮತಗೊಳಿಸಿಕೊಳ್ಳುತ್ತಿದ್ದರು. ಅದಕ್ಕೆ ಪ್ರತಿಯಾಗಿ ಯಾವುದಾದರೂ ಧರ್ಮಸಮ್ಮತ ತಿಂಗಳನ್ನು ನಿಷಿದ್ಧಗೊಳಿಸಿ ತಿಂಗಳುಗಳ ಸಂಖ್ಯೆಯನ್ನು ಪೂರ್ತಿಗೊಳಿಸಿಕೊಳ್ಳುತ್ತಿದ್ದರು. ಎರಡನೆಯದಾಗಿ ಚಂದ್ರಮಾನ ವರ್ಷವನ್ನು ಸೌರಮಾನ ವರ್ಷದಲ್ಲಿ ಬದಲಾಯಿಸಲಿಕ್ಕಾಗಿ ಒಂದು ತಿಂಗಳನ್ನು ಅದರಲ್ಲಿ ಸೇರಿಸಿ ಬಿಡುತ್ತಿದ್ದರು. ಹಜ್ಜ್ ಸದಾ ಒಂದೇ ತಿಂಗಳಲ್ಲಿ ಬರಲು ಮತ್ತು ಚಂದ್ರಮಾನ ವರ್ಷದಂತೆ ವಿಭಿನ್ನ ಋತುಗಳಲ್ಲಿ ಹಜ್ಜ್ ಎದುರಾಗುವುದರಿಂದಂಟಾಗುವ ತಾಪತ್ರಯಗಳನ್ನು ತಪ್ಪಿಸಲು ಅದರಿಂದ ಸಾಧ್ಯವಾಗುತ್ತಿತ್ತು. ಹೀಗೆ 33 ವರ್ಷಗಳ ಕಾಲ ಹಜ್ಜ್ ನಿಜವಾದ ಅವಧಿಗೆ ಪ್ರತಿಯಾಗಿ ಬೇರೆ ದಿನಾಂಕಗಳಲ್ಲೇ ನಡೆಯುತ್ತಾ ಬಂದಿತ್ತು. ಮೂವತ್ತನಾಲ್ಕನೆಯ ವರ್ಷದಲ್ಲಿ ಮಾತ್ರ ಒಮ್ಮೆ ಹಜ್ಜ್, ದುಲ್-ಹಜ್ಜ್ 9 ಮತ್ತು 10ನೆಯ ತಾರೀಖಿನಂದೇ ನಡೆಯುತ್ತಿತ್ತು. ಪ್ರವಾದಿವರ್ಯರ(ಸ) ವಿದಾಯ ಹಜ್ಜ್ (ಹಜ್ಜ್‌ತುಲ್ ವಿದಾಯ್) ನಿರ್ವಹಿಸಿದ ಸಂದರ್ಭದಲ್ಲಿ ಹಜ್ಜ್ ತನ್ನ ನಿಜವಾದ ದಿನಾಂಕಗಳಲ್ಲಿ ಬಂದಿತ್ತು. ಅಂದಿನಿಂದಲೇ 'ನಸೀ'ಯ ಪದ್ಧತಿಯನ್ನು ಕೊನೆಗೊಳಿಸಲಾಯಿತು.

20. ಈ ಸೂಕ್ತಗಳು 9ನೆಯ ರುಕೂಲ್‌ನ ಕೊನೆಯ ತನಕವೂ ತಬೂಕ್ ಯುದ್ಧಕ್ಕೆ ಸಿದ್ಧತೆ ನಡೆಸಲಾಗುತ್ತಿದ್ದ ಕಾಲದಲ್ಲಿ ಅವತೀರ್ಣಗೊಂಡಿತ್ತು.

ನಮ್ಮ ಜತೆಯಲ್ಲಿದ್ದಾನೆ"²¹ ಎಂದು ಹೇಳುತ್ತಿದ್ದಾಗ ಅಲ್ಲಾಹ್ ಅವರಿಗೆ ಸಹಾಯ ಮಾಡಿರುತ್ತಾನೆ. ಆಗ ಅಲ್ಲಾಹ್ ಅವರ ಮೇಲೆ ತನ್ನ ಕಡೆಯಿಂದ ಮನಶ್ಯಾಂತಿಯನ್ನಿಳಿಸಿದನು ಮತ್ತು ನಿಮಗೆ ಕಾಣಿಸದ ಪಡೆಗಳ ಮೂಲಕ ಅವರಿಗೆ ನೆರವು ನೀಡಿದನು ಮತ್ತು ಸತ್ಯನಿಷೇಧಿಗಳ ವಚನವನ್ನು ಸೋಲಿಸಿದನು. ಅಲ್ಲಾಹನ ವಚನವಂತು ಉನ್ನತವಾಗಿಯೇ ಇದೆ. ಅಲ್ಲಾಹ್ ಮಹಾ ಪ್ರತಾಪಿಯೂ ಯುಕ್ತಿಪೂರ್ಣನೂ ಆಗಿರುತ್ತಾನೆ.

فَأَنزَلَ اللَّهُ سَكِينَتَهُ عَلَيْهِ وَأَيَّدَهُ بِجُنُودٍ
لَّمْ تَرَوْهَا وَجَعَلَ كَلِمَةَ الَّذِينَ كَفَرُوا
السُّفْلَىٰ وَكَلِمَةَ اللَّهِ هِيَ الْعُلْيَا ۗ وَاللَّهُ
عَزِيزٌ حَكِيمٌ ﴿٤١﴾

41. ಹಗುರವಾದ ಸ್ಥಿತಿಯಲ್ಲಾಗಲಿ, ಭಾರವಾದ ಸ್ಥಿತಿಯಲ್ಲಾಗಲಿ ಹೊರಡಿರಿ. ನಿಮ್ಮ ಧನಗಳಿಂದಲೂ ಜೀವಗಳಿಂದಲೂ ಅಲ್ಲಾಹನ ಮಾರ್ಗದಲ್ಲಿ ಹೋರಾಟ ನಡೆಸಿರಿ. ನೀವು ಅರಿತಿದ್ದರೆ ಇದು ನಿಮಗೆ ಉತ್ತಮ.

إِنْفِرُوا خِفَافًا وَثِقَالًا وَالْجَاهِدُوا بِأَمْوَالِكُمْ
وَأَنفُسِكُمْ فِي سَبِيلِ اللَّهِ ذَٰلِكُمْ خَيْرٌ
لَّكُمْ إِن كُنْتُمْ تَعْلَمُونَ ﴿٤٢﴾

42. ಓ ಪೈಗಂಬರರೇ, ಲಾಭವು ಸುಲಭವಾಗಿ ಸಿಗುತ್ತಿದ್ದರೆ ಮತ್ತು ಪ್ರಯಾಣವು ಸುಗಮವಾಗಿರುತ್ತಿದ್ದರೆ ಅವರು ನಿಶ್ಚಯವಾಗಿಯೂ ನಿಮ್ಮನ್ನು ಹಿಂಬಾಲಿಸಲು ಸಿದ್ಧರಾಗುತ್ತಿದ್ದರು. ಆದರೆ ಈ ದಾರಿ ಅವರಿಗೆ ಬಹಳ ಕಠಿಣಕರವಾಗಿ ಬಿಟ್ಟಿತು.²² ಈಗ ಅವರು "ನಮ್ಮಿಂದ ಹೊರಡಲು ಸಾಧ್ಯವಾಗುತ್ತಿದ್ದರೆ ಖಂಡಿತವಾಗಿಯೂ ನಿಮ್ಮೊಂದಿಗೆ ಬರುತ್ತಿದ್ದೆವು" ಎಂದು ಅಲ್ಲಾಹನಾಣೆ ಹಾಕುತ್ತ ಹೇಳುವರು. ಅವರು ತಮ್ಮನ್ನು ತಾವೇ ವಿನಾಶಕ್ಕೊಡ್ಡುತ್ತಿರುವರು. ಅವರು ಸುಳ್ಳುಗಾರರೆಂದು ಅಲ್ಲಾಹನು ಚೆನ್ನಾಗಿ ಬಲ್ಲನು.

لَوْ كَانَ عَرَضًا قَرِيبًا وَسَفَرًا قَاصِدًا
لَّاتَّبَعُوكُمْ وَلَكِن بَعُدَتْ عَلَيْهِمُ الشُّقَّةُ
وَسَيَحْلِفُونَ بِاللَّهِ لَوِ اسْتَطَعْنَا لَخَرَجْنَا
مَعَكُمْ يُهْلِكُونَ أَنفُسَهُمْ ۗ وَاللَّهُ يَعْلَمُ
إِنَّهُمْ لَكَاذِبُونَ ﴿٤٣﴾

43. ಓ ಪೈಗಂಬರರೇ, ಅಲ್ಲಾಹನು ನಿಮ್ಮನ್ನು ಕ್ಷಮಿಸಲಿ. ನೀವು ಅವರಿಗೇಕೆ ವಿನಾಯಿತಿ ನೀಡಿದಿರಿ? (ನೀವು ವಿನಾಯಿತಿ ನೀಡಬಾರದಿತ್ತು. ಆಗ) ಯಾರು ಸತ್ಯಸಂಧರೆಂಬುದು ನಿಮಗೆ ಪ್ರಕಟವಾಗುತ್ತಿತ್ತು. ಸುಳ್ಳುಗಾರರನ್ನು ನೀವು ತಿಳಿದುಕೊಳ್ಳುತ್ತಿದ್ದಿರಿ.

عَفَا اللَّهُ عَنْكَ لِمَ أَذِنْتَ لَهُمْ حَتَّىٰ يَتَّبِعُونَ
لَكَ الَّذِينَ صَدَقُوا وَتَعْلَمَ الْكَذِبِينَ ﴿٤٤﴾

21. ಮಕ್ಕಾದ ಸತ್ಯನಿಷೇಧಿಗಳು ಪ್ರವಾದಿವರ್ಯರನ್ನು(ಸ) ವಧಿಸುವ ತೀರ್ಮಾನ ಮಾಡಿ ಬಿಟ್ಟಿದ್ದರು. ಅವರನ್ನು ಕೊಲ್ಲಲು ನಿಗದಿಪಡಿಸಲಾದ ರಾತ್ರಿಯಲ್ಲೇ ಪ್ರವಾದಿವರ್ಯರು(ಸ) ಮಕ್ಕಾದಿಂದ ಹೊರಟು ಮೂರು ದಿನ ಸೌರ್ ಗುಹೆಯಲ್ಲಿ ಅಡಗಿ ಕುಳಿತರು. ಅನಂತರ ಅವರು ಮದೀನಾಕ್ಕೆ ವಲಸೆ ಕೈಗೊಂಡರು. ಆ ವೇಳೆ ಹ. ಅಬೂಬಕರ್(ರ) ಮಾತ್ರ ಗುಹೆಯಲ್ಲಿ ಅವರ ಜತೆ ಗಿದ್ದರು. ಅದೇ ಸಂದರ್ಭವನ್ನು ಇಲ್ಲಿ ಪ್ರಸ್ತಾಪಿಸಲಾಗಿದೆ.

22. ಅರ್ಥಾತ್- ರೋಮ್‌ನಂತಹ ಶಕ್ತಿಯನ್ನು ಎದುರಿಸಬೇಕಾಗಿದೆ. ತೀವ್ರ ಬೇಸಿಗೆಯ ಕಾಲ ಬೇರೆ. ದೇಶದಲ್ಲಿ ಬರಗಾಲವಿದೆ. ಬಹಳ ಆಸೆ ಹೊತ್ತು ಕುಳಿತಿರುವ ಹೊಸ ವರ್ಷದ ಬೆಳೆಗಳು ಬಲಿತು ನಿಂತಿವೆ ಮತ್ತು ಬೆಳೆಕೊಯ್ಯುವ ದಿನಗಳು ಸಮೀಪವಿದೆ. ಇದನ್ನೆಲ್ಲಾ ಕಂಡು ಅವರಿಗೆ 'ತಬೂಕ್'ನ ಯಾತ್ರೆ ಅತ್ಯಂತ ತ್ರಾಸದಾಯಕವೆಂದು ಭಾಸವಾಯಿತು.

44. ಅಲ್ಲಾಹ್ ಮತ್ತು ನಿರ್ಣಾಯಕ ದಿನದ ಮೇಲೆ ವಿಶ್ವಾಸವಿಡುವವರು ತಮಗೆ ತನು-ಧನಗಳೊಂದಿಗೆ ಹೋರಾಟ ನಡೆಸುವುದರಿಂದ ವಿನಾಯಿತಿ ನೀಡಬೇಕೆಂದು ಎಂದೆಂದಿಗೂ ವಿನಂತಿಸಲಾರರು. ಅಲ್ಲಾಹನು ಧರ್ಮನಿಷ್ಠರನ್ನು ಚೆನ್ನಾಗಿ ಬಲ್ಲವನಾಗಿರುತ್ತಾನೆ.

لَا يَسْتَأْذِنُكَ الَّذِينَ يُؤْمِنُونَ بِاللَّهِ وَالْيَوْمِ
الْآخِرِ أَنْ يُجَاهِدُوا بِأَمْوَالِهِمْ وَأَنْفُسِهِمْ
وَإِلَى اللَّهِ عَلَيْهِمْ يَوْمَئِذٍ ۖ

45. ಅಲ್ಲಾಹ್ ಮತ್ತು ಅಂತಿಮ ದಿನದಲ್ಲಿ ವಿಶ್ವಾಸವಿಡುವವರು ಮಾತ್ರ ಇಂತಹ ನಿವೇದನೆಗಳನ್ನು ಮಾಡುತ್ತಾರೆ. ಅವರ ಹೃದಯಗಳಲ್ಲಿ ಸಂಶಯವಿದೆ. ಅವರು ತಮ್ಮ ಸಂಶಯಗಳಲ್ಲೇ ತಲ್ಲಣಗೊಳ್ಳುತ್ತಿದ್ದಾರೆ.

إِنَّمَا يَسْتَأْذِنُكَ الَّذِينَ لَا يُؤْمِنُونَ بِاللَّهِ
وَالْيَوْمِ الْآخِرِ وَارْتَابَتْ قُلُوبُهُمْ فَهُمْ
فِي سُرْبِهِمْ يُتَرَدَّدُونَ ۖ

46. ಅವರ ಇಚ್ಛೆಯು ಹೊರಡುವುದೇ ಆಗಿರುತ್ತಿದ್ದರೆ ಅವರು ಅದಕ್ಕಾಗಿ ಸ್ವಲ್ಪವಾದರೂ ಸಿದ್ಧತೆ ಮಾಡುತ್ತಿದ್ದರು. ಆದರೆ ಅಲ್ಲಾಹನು ಅವರ ಏಳುವಿಕೆಯನ್ನು ಇಷ್ಟಪಟ್ಟಿರಲಿಲ್ಲ. ಆದುದರಿಂದ ಅವನು ಅವರನ್ನು ಉದಾಸೀನರನ್ನಾಗಿ ಮಾಡಿದನು. "ಕೂತಿರುವವರೊಂದಿಗೆ ನೀವು ಕೂತು ಕೊಳ್ಳಿರಿ" ಎನ್ನಲಾಯಿತು.

وَلَوْ أَرَادُوا الْخُرُوجَ لَأَعَدُّوا لَهُ عُدَّةً
وَلَكِنْ كَرِهَ اللَّهُ انبِعَاثَهُمْ فَثَبَّطَهُمْ وَقِيلَ
اعْبُدُوا مَعَ الْقَاعِلِينَ ۖ

47. ಅವರು ನಿಮ್ಮ ಸಂಗಡ ಹೊರಡುತ್ತಿದ್ದರೆ, ನಿಮ್ಮೊಳಗೆ ಕೇಡನ್ನೇ ಹೊರತು ಇನ್ನೇನನ್ನೂ ವರ್ಧಿಸುತ್ತಿರಲಿಲ್ಲ. ಅವರು ನಿಮ್ಮೊಳಗೆ ಗೊಂದಲಗಳನ್ನುಂಟು ಮಾಡಲಿಕ್ಕಾಗಿ ಶ್ರಮಿಸುತ್ತಿದ್ದರು. ಅವರ ಮಾತುಗಳಿಗೆ ಕಿವಿಗೊಡುವವರು ಇನ್ನೂ ನಿಮ್ಮ ಕೂಟದೊಳಗಿದ್ದಾರೆ. ಅಲ್ಲಾಹನು ಈ ಅಕ್ರಮಗಳನ್ನು ಚೆನ್ನಾಗಿ ಬಲ್ಲನು.

لَوْ خَرَجُوا فِيكُمْ مَا زَادُوكُمْ إِلَّا خَبَالًا
وَلَا أُضْعَفُوا لَكُمْ بَيْعُوكُمْ الْفِتْنَةَ وَفِيكُمْ
سَعُونٌ لَهُمْ وَاللَّهُ عَلِيمٌ بِالظَّالِمِينَ ۖ

48. ಇದಕ್ಕಿಂತ ಮೊದಲೂ ಅವರು 'ಗೊಂದಲ'ವನ್ನೆಬ್ಬಿಸಲು ಪ್ರಯತ್ನಿಸಿದ್ದರು. ಅವರ ಇಚ್ಛೆಗೇದಾಗಿ ಸತ್ಯವು ಪ್ರಕಟಗೊಂಡು ಅಲ್ಲಾಹನ ಕಾರ್ಯ ಜಯಪ್ರದವಾಗುವವರೆಗೂ ಅವರು ನಿಮ್ಮನ್ನು ಸೋಲಿಸಲಿಕ್ಕಾಗಿ ಅನೇಕ ವಿಧದ ಕುತಂತ್ರಗಳನ್ನು ನಡೆಸಿದ್ದರು.

لَقَدْ ابْتِغَوْا لِنَفْسِكُمْ مِنَ الْقَبْلِ وَقَلْبُكَ
الْأُمُورَ حَتَّى جَاءَ الْحَقُّ وَظَهَرَ أَمْرُ اللَّهِ
وَهُمْ كَرِهُونَ ۖ

49. "ನನಗೆ ರಿಯಾಯಿತಿ ಕೊಟ್ಟು ಬಿಡಿರಿ. ನನ್ನನ್ನು 'ಪರೀಕ್ಷೆ'ಗೊಳಪಡಿಸಬೇಡಿರಿ." ಎಂದು ಹೇಳುವವರೂ ಅವರಲ್ಲಿದ್ದಾರೆ. ತಿಳಿದುಕೊಳ್ಳಿರಿ. ಇವರು 'ಗೊಂದಲ'ದಲ್ಲೇ ಬಿದ್ದು ಕೊಂಡಿದ್ದಾರೆ. 'ನರಕ'ವು ಈ 'ಸತ್ಯನಿಷೇಧಿ'ಗಳನ್ನು ಸುತ್ತುವರಿದಿದೆ.

وَمِنْهُمْ مَنْ يَقُولُ ائْتِنِي لِي وَلَا تَفْتِنِي
أَلَا فِي الْفِتْنَةِ سَقَطُوا وَإِنَّ جَهَنَّمَ
لَمُحِيطَةٌ بِالْكَافِرِينَ ۖ

50. ನಿಮಗೆ ಹಿತವಾದರೆ ಅವರಿಗೆ ಖೇದವಾಗುತ್ತದೆ. ನಿಮಗೆ ವಿಪತ್ತುಂಟಾದರೆ ಅವರು ಮುಖ ತಿರುಗಿಸಿ ಆನಂದ ತುಂದಿಲರಾಗಿ ಮರಳುತ್ತಾರೆ ಮತ್ತು ನಾವು ನಮ್ಮ ವ್ಯವಹಾರವನ್ನು ಮೊದಲೇ ಸರಿಪಡಿಸಿಕೊಂಡುದು ಬಹಳ ಒಳಿತಾಯಿತೆನ್ನುತ್ತ ಸಾಗುತ್ತಾರೆ.

إِنْ تُصِيبَكَ حَسَنَةٌ تَسُؤْهُمْ وَإِنْ تُصِيبَكَ
مُصِيبَةٌ يَفْقَهُوا قَدْ أَخَذْنَا أَمْرَنَا مِنْ
قَبْلُ وَيَتَوَلَّوْا وَهُمْ فَرِحُونَ ۖ

51. ಅವರೊಡನೆ ಹೇಳಿರಿ- ಅಲ್ಲಾಹನೇ ನಮಗಾಗಿ ಲಿಖಿತಗೊಳಿಸಿದುದರ ಹೊರತು ಬೇರಾವುದೂ (ಒಳಿತು ಅಥವಾ ಕೆಡುಕು) ನಮ್ಮನ್ನು ಬಾಧಿಸುವುದಿಲ್ಲ. ಅಲ್ಲಾಹನೇ ನಮ್ಮ ಮಾಲಿಕನಾಗಿರುತ್ತಾನೆ. ಸತ್ಯವಿಶ್ವಾಸಿಗಳು ಅವನ ಮೇಲೆಯೇ ಭರವಸೆಯನ್ನಿಡಬೇಕು.

قُلْ لَنْ يُصِيبَنَا إِلَّا مَا كَتَبَ اللَّهُ لَنَا هُوَ
مَوْلَانَا وَعَلَى اللَّهِ فَلْيَتَوَكَّلِ الْمُؤْمِنُونَ ﴿٥١﴾

52. ಅವರೊಡನೆ ಹೇಳಿರಿ- ನೀವು ನಮ್ಮ ವಿಷಯದಲ್ಲಿ ನಿರೀಕ್ಷಿಸುತ್ತಿರುವುದು ಎರಡು ಒಳಿತುಗಳ ಪೈಕಿ ಒಂದಲ್ಲದೆ ಇನ್ನೇನು?²³ ಅಲ್ಲಾಹನೇ ನಿಮಗೆ ಶಿಕ್ಷೆ ಕೊಡುತ್ತಾನೋ ಅಥವಾ ನಮ್ಮ ಕೈಗಳಿಂದ ಕೊಡಿಸುತ್ತಾನೋ ಎಂದು ನಾವು ನಿಮ್ಮ ವಿಷಯದಲ್ಲಿ ನಿರೀಕ್ಷಿಸುತ್ತಿದ್ದೇವೆ. ಸರಿ; ಇನ್ನು ನೀವೂ ನಿರೀಕ್ಷಿಸುತ್ತೀರಿ, ನಾವೂ ನಿಮ್ಮೊಂದಿಗೆ ನಿರೀಕ್ಷಿಸುತ್ತಿರುತ್ತೇವೆ.

قُلْ هَلْ تَرَبَّصُونَ بِنَا إِلَّا إِحْدَى
الْحُسَيْنَيْنِ وَنَحْنُ نَتَرَبَّصُ بِكُمْ
أَنْ يُصِيبَكُمُ اللَّهُ بِعَذَابٍ مِنْ عِنْدِنَا
أَوْ بِأَيِّدِنَا تَرَبَّصُوا إِنَّا مَعَكُمْ مُتَرَبِّصُونَ ﴿٥٢﴾

53. ಅವರೊಡನೆ ಹೇಳಿರಿ- ನೀವು (ನಿಮ್ಮ ಸಂಪತ್ತುಗಳನ್ನು) ಸಸಂತೋಷ ಖರ್ಚು ಮಾಡಿರಿ ಅಥವಾ ಅರೆಮನಸ್ಸಿನಿಂದ ಹೇಗಿದ್ದರೂ ಅವು ಸ್ವೀಕರಿಸಲ್ಪಡಲಾರವು. ಏಕೆಂದರೆ ನೀವು ಕರ್ಮಭ್ರಷ್ಟರಾಗಿರುತ್ತೀರಿ.

قُلْ أَنْفَعُوا طَوْعًا أَوْ كَرْهًا لَنْ يُتَقَبَلَ
مِنْكُمْ إِلَّا كَمَنْ لَكُمْ قَوْمًا فَيَسْقِيَنَّ
﴿٥٣﴾

54. ಅವರು ಅಲ್ಲಾಹ್ ಮತ್ತು ಅವನ ರಸೂಲರನ್ನು ನಿಷೇಧಿಸಿದರು. ಅವರು ನಮಾಝಿಗೆ ಆಲಸ್ಯದೊಂದಿಗೆ ಬರುತ್ತಾರೆ. ದೇವ ಮಾರ್ಗದಲ್ಲಿ ಒಲ್ಲದ ಮನಸ್ಸಿನಿಂದ ಖರ್ಚು ಮಾಡುತ್ತಾರೆ. ಇದರ ಹೊರತು ಅವರ ಸಂಪತ್ತು ಸ್ವೀಕರಿಸದಿರಲು ಇನ್ನಾವ ಕಾರಣವೂ ಇಲ್ಲ.

وَمَا مَنَعَهُمْ أَنْ تُقَبَلَ مِنْهُمْ نَفَقَتُهُمْ
إِلَّا أَنَّهُمْ كَفَرُوا بِاللَّهِ وَرَسُولِهِ وَكَأَنَّهُمْ
يَأْتُونَ الصَّلَاةَ إِلَّا وَهُمْ كَسَالَى وَكَأَنَّهُمْ
يُنْفِقُونَ إِلَّا وَهُمْ كِرْهُونَ ﴿٥٤﴾

55. ಇವರ ಸಂಪತ್ತು ಮತ್ತು ಸಂತತಿಗಳ ಆಧಿಕ್ಯವನ್ನು ಕಂಡು ಮೋಸಹೋಗಬೇಡಿರಿ. ಅಲ್ಲಾಹ್ ಇವುಗಳ ಮೂಲಕವೇ ಅವರಿಗೆ ಇಹಜೀವನದಲ್ಲಿಯೂ ಶಿಕ್ಷೆ ಕೊಡ ಬೇಕೆಂದೂ ಇವರು ಪ್ರಾಣ ಬಿಡುವುದು ಸತ್ಯನಿಷೇಧಾವಸ್ಥೆಯಲ್ಲೇ ಆಗಬೇಕೆಂದೂ ಇಚ್ಛಿಸುತ್ತಾನೆ.

فَلَا تُعْجِبْكَ أَمْوَالُهُمْ وَلَا أَوْلَادُهُمْ
إِنَّمَا يُرِيدُ اللَّهُ لِيُعَذِّبَهُمْ بِهَا فِي الْحَيَاةِ
الدُّنْيَا وَتَرْهَقَ أَنْفُسُهُمْ وَهُمْ كَافِرُونَ ﴿٥٥﴾

56. ನಾವು ನಿಮ್ಮವರೇ ಆಗಿರುತ್ತೇವೆಂದು ಅಲ್ಲಾಹನಾಣೆ ಹಾಕುತ್ತ ಹೇಳುತ್ತಾರೆ. ವಸ್ತುತಃ ಅವರು ಎಷ್ಟು ಮಾತ್ರಕ್ಕೂ ನಿಮ್ಮ ಕೂಟದವರಲ್ಲ. ವಾಸ್ತವದಲ್ಲಿ ಅವರು ನಿಮ್ಮಿಂದ ಭಯಭೀತ ರಾಗಿರುವವರು.

وَيَحْلِفُونَ بِاللَّهِ إِنَّهُمْ لَمِنكُمْ وَمَا هُمْ
مِنْكُمْ وَلَكِنَّهُمْ قَوْمٌ يَفْرَقُونَ ﴿٥٦﴾

23. ಅರ್ಥಾತ್- ಅಲ್ಲಾಹನ ಮಾರ್ಗದ ಹುತಾತ್ಮತೆ ಅಥವಾ ಇಸ್ಲಾಮಿನ ವಿಜಯ.

57. ಅವರಿಗೆಲ್ಲಾದರೂ ಅಭಯಸ್ಥಾನ ಅಥವಾ ಗುಹೆ ಅಥವಾ ನುಗ್ಗಿ ಕುಳಿತಿರಲು ಸ್ಥಳ ಸಿಕ್ಕಿದರೆ, ಓಡಿ ಹೋಗಿ ಅದರೊಳಗೆ ಅವಿತು ಕೊಳ್ಳುತ್ತಿದ್ದರು.

لَوْ يَجِدُونَ مَلْجَأً أَوْ مَغْرَبًا أَوْ مَدْحَلًا
لَوَلَّوْا إِلَيْهِ وَهُمْ يَجْمَحُونَ ﴿٥٧﴾

58. ಓ ಪೈಗಂಬರರೇ, ಅವರಲ್ಲಿ ಕೆಲವರು ಸದಕಾತ್²⁴ (ಕಡ್ಡಾಯ ದಾನಗಳ) ವಿತರಣಾ ಕಾರ್ಯದ ಬಗ್ಗೆ ನಿಮ್ಮನ್ನು ಆಕ್ಷೇಪಿಸುತ್ತಾರೆ. ಆ ಸೊತ್ತಿನಿಂದ ಅವರಿಗೆನಾದರೂ ಕೊಟ್ಟು ಬಿಟ್ಟರೆ ತೃಪ್ತ ರಾಗುತ್ತಾರೆ. ಕೊಡದಿದ್ದರೆ ಸಿಟ್ಟಾಗುತ್ತಾರೆ.

وَمِنْهُمْ مَنْ يَلْمِزُكَ فِي الصَّدَقَاتِ فَإِنْ
أَعْطُوا مِنْهَا رَضُوا وَإِنْ لَمْ يُعْطُوا مِنْهَا
إِذَا هُمْ يَسْتَخْطُونَ ﴿٥٨﴾

59. ಅಲ್ಲಾಹ್ ಮತ್ತು ರಸೂಲರು ಅವರಿಗೆ ಕೊಟ್ಟುದರಲ್ಲಿ ಅವರು ತೃಪ್ತಿಪಟ್ಟು, "ಅಲ್ಲಾಹ್ ನಮಗೆ ಸಾಕು. ಅವನು ತನ್ನ ಅನುಗ್ರಹದಿಂದ ಇನ್ನೂ ಧಾರಾಳವಾಗಿ ನೀಡುವನು ಮತ್ತು ಅವನ ರಸೂಲರೂ ನಮಗೆ ದಯಪಾಲಿಸುವರು. ನಾವು ಅಲ್ಲಾಹನ ಕಡೆಗೇ ಭರವಸೆಯನ್ನಿರಿಸಿಕೊಂಡಿದ್ದೇವೆ" ಎನ್ನುತ್ತಿದ್ದರೆ ಅದೆಷ್ಟು ಉತ್ತಮವಾಗುತ್ತಿತ್ತು.

وَلَوْ أَنَّهُمْ رَضُوا مَا آتَاهُمُ اللَّهُ وَرَسُولُهُ
وَقَالُوا أَحْسَبِنَا اللَّهُ سَيُؤْتِينَنَا اللَّهُ مِنْ فَضْلِهِ
وَرَسُولُهُ إِنَّا إِلَى اللَّهِ رَاغِبُونَ ﴿٥٩﴾

60. ವಾಸ್ತವದಲ್ಲಿ ಈ 'ಕಡ್ಡಾಯದಾನ'ಗಳು (ಫಕೀರ) ಬಡವರಿಗೆ, (ಮಿಸ್ಕೀನ್) ದರಿದ್ರರಿಗೆ,²⁵ 'ಕಡ್ಡಾಯದಾನ'ಗಳ ಕಾರ್ಯಗಳಲ್ಲಿ ನೇಮಕಗೊಂಡವರಿಗೆ, ಮನವೊಲಿಸ ಬೇಕಾದ ಅಗತ್ಯವಿರುವವರಿಗೆ,²⁶ ಕೊರಳು ಬಿಡಿಸುವುದಕ್ಕೆ,²⁷ ಸಾಲಗಾರರಿಗೆ ನೆರವು ನೀಡಲಿಕ್ಕೆ ಅಲ್ಲಾಹನ ಮಾರ್ಗದಲ್ಲಿ²⁸ ಮತ್ತು ಪ್ರಯಾಣಿಕರ

إِنَّمَا الصَّدَقَاتُ لِلْفُقَرَاءِ وَالْمَسْكِينِ
وَالْعَمَلِينَ عَلَيْهَا وَالْمُؤَلَّفِينَ قُلُوبُهُمْ
وَفِي الرِّقَابِ وَالْغُرْمِيِّنَ وَفِي سَبِيلِ
اللَّهِ وَابْنِ السَّبِيلِ فَرِيضَةٌ مِّنَ اللَّهِ

24. ಅರ್ಥಾತ್- ಝಕಾತ್‌ನ ಸೊತ್ತು.

25. ಫಕೀರರು ಅಥವಾ ಬಡವರು ಎಂದರೆ ತಮ್ಮ ಉಪಜೀವನಕ್ಕಾಗಿ ಇತರರ ಸಹಾಯದ ಆಶ್ರಯದಲ್ಲಿರುವವರು. ಮಿಸ್ಕೀನ್‌ಗಳು ಎಂದರೆ ಸಾಮಾನ್ಯ ಅಪೇಕ್ಷಿತರಿಗಿಂತಲೂ ಹೆಚ್ಚು ಸಂಕಷ್ಟದ ಸ್ಥಿತಿಯಲ್ಲಿರುವವರು.

26. 'ತಾಲೀಫುಲ್ ಕಲ್ಫ್' ಎಂದರೆ ಮನವೊಲಿಸುವುದಾಗಿದೆ. ಈ ಆದೇಶದ ಇಂಗಿತವೇನೆಂದರೆ - ಇಸ್ಲಾಮನ್ನು ವಿರೋಧಿಸುವಲ್ಲಿ ಸಕ್ರಿಯರಾಗಿರುವವರಿಗೆ ಒಂದು ವೇಳೆ ಸಂಪತ್ತು ನೀಡಿ ಅವರ ದೈವಾಂಗಿಯನ್ನು ತಣಿಸಲು ಸಾಧ್ಯವಿದ್ದರೆ, ಸತ್ಯನಿಷೇಧಗಳ ಪಾಳಯದಲ್ಲಿ ಸಕ್ರಿಯರಾಗಿರುವವರು ಸಂಪತ್ತಿಗಾಗಿ ಅವರಿಂದ ಸಂಬಂಧ ಕಡಿದು ಮುಸ್ಲಿಮರ ಸಹಾಯಕರಾಗಿ ಮಾರ್ಪಡುವುದಿದ್ದರೆ, ಆಗ ತಾನೇ ಇಸ್ಲಾಮ್ ಸ್ವೀಕರಿಸಿರುವ ಮತ್ತು ಹಣದಿಂದ ಅವರಿಗೆ ನೆರವಾಗಿದ್ದರೆ ಪುನಃ ಸತ್ಯನಿಷೇಧದ ಕಡೆಗೆ ಮರಳುವಂತಹ ಶಂಕೆಯಿರುವ ದುರ್ಬಲ ವಿಶ್ವಾಸಿಗಳು ನಿಮ್ಮ ಜತೆಗಿದ್ದರೆ ಅವರಿಗೆ ನಿರಂತರ ಭತ್ಯೆ ಅಥವಾ ಸಾಂದರ್ಭಿಕ ಉಡುಗೊರೆ ನೀಡಿ ಇಸ್ಲಾಮಿನ ಸಹಾಯಕರಾಗಿ, ಅನುಯಾಯಿಯಾಗಿ ಅಥವಾ ಕನಿಷ್ಠಪಕ್ಷ ನಿರಪದ್ರವಿ ಶತ್ರುವಾಗಿ ಮಾರ್ಪಡಿಸಬಹುದಾಗಿದೆ.

27. ಕೊರಳು ಬಿಡಿಸುವುದು ಎಂದರೆ ಗುಲಾಮರ ವಿಮೋಚನೆ ಮಾಡುವುದು.

28. 'ಅಲ್ಲಾಹನ ಮಾರ್ಗದಲ್ಲಿ' ಎಂಬುದು ಒಂದು ಸಾಮಾನ್ಯ ಪ್ರಯೋಗ. ಅಲ್ಲಾಹನ ಸಂಪ್ರೀತಿ ಪ್ರಾಪ್ತವಾಗುವ ಸತ್ಕಾರ್ಯಗಳೆಲ್ಲವೂ ಇದರ ಅರ್ಥವ್ಯಾಪ್ತಿಯಲ್ಲಿ ಬರುತ್ತವೆ. ಈ ಅಭಿಪ್ರಾಯದ ಆಧಾರದಲ್ಲೇ ವಿದ್ವಾಂಸರ ಒಂದು ವಿಭಾಗ ಝಕಾತ್‌ನ ಹಣವನ್ನು ಎಲ್ಲಾ ವಿಧದ ಸತ್ಕಾರ್ಯಗಳಲ್ಲಿ ವ್ಯಯಿಸಬಹುದಾಗಿದೆ ಎಂಬ ಅಭಿಪ್ರಾಯವನ್ನು ಹೊಂದಿದೆ. ಆದರೆ ಬಹುತೇಕ ವಿದ್ವಾಂಸರ ಪ್ರಕಾರ ಅಲ್ಲಾಹನ ಮಾರ್ಗದಲ್ಲಿ ಎಂದರೆ 'ಅಲ್ಲಾಹನ ಮಾರ್ಗದ ಹೋರಾಟವಾಗಿದೆ. ಅರ್ಥಾತ್ ಸತ್ಯನಿಷೇಧದ ವ್ಯವಸ್ಥೆಯನ್ನು ಅಳಿಸಿ ಅಲ್ಲಿ ಇಸ್ಲಾಮ್ ವ್ಯವಸ್ಥೆಯನ್ನು ಸ್ಥಾಪಿಸಲು ನಡೆಸುವ ಪ್ರಯತ್ನ. ಈ ಹೋರಾಟದಲ್ಲಿ ನಿರತರಾಗಿರುವವರ ಪ್ರಯಾಣ ವೆಚ್ಚ, ವಾಹನ ಖರ್ಚು, ಶಸ್ತ್ರಾಸ್ತ್ರ ಮತ್ತು ಸಾಧನಾನುಕೂಲತೆಗಳು ಇತ್ಯಾದಿಗಳನ್ನು ಒದಗಿಸಲಿಕ್ಕಾಗಿ ಝಕಾತ್‌ನಿಂದ ನೆರವು ನೀಡಬಹುದು. ಅವರು ಸ್ವತಃ ಸುಭಿಕ್ಷೆಯಲ್ಲಿರುವವರಾಗಿದ್ದು ನೆರವಿನ ಅವಶ್ಯಕತೆ ಅವರಿಗೆ ಇಲ್ಲದಿದ್ದರೂ ಸರಿಯೇ.

ಆದರಕ್ಕಾಗಿ²⁹ ಖರ್ಚು ಮಾಡಲಿಕ್ಕಾಗಿರುತ್ತವೆ. ಅಲ್ಲಾಹನ ಕಡೆಯ ಒಂದು ಕಡ್ಡಾಯವಿದು. ಅಲ್ಲಾಹನು ಸರ್ವಜ್ಞನೂ ಮಹಾ ಧೀಮಂತನೂ ಆಗಿರುತ್ತಾನೆ.

وَاللّٰهُ عَلِيمٌ حَكِيمٌ ﴿٦٠﴾

61. ಇವರಲ್ಲಿ ಕೆಲವರು ತಮ್ಮ ಮಾತುಗಳಿಂದ ಪ್ರವಾದಿವರ್ಯರಿಗೆ ಕೀಟಲೆ ಕೊಡುತ್ತಾರೆ ಮತ್ತು "ಇದೋರ್ವ ಕಿವಿ ಸೋಲುವ ವ್ಯಕ್ತಿ" ಎನ್ನುತ್ತಾರೆ. ಹೇಳಿರಿ- "ಅವರು ನಿಮ್ಮ ಹಿತಕ್ಕಾಗಿ ಹಾಗಾಗಿದ್ದಾರೆ. ಅವರು ಅಲ್ಲಾಹನ ಮೇಲೆ ವಿಶ್ವಾಸವಿರಿಸುತ್ತಾರೆ. ಸತ್ಯ ವಿಶ್ವಾಸಿಗಳ ಮೇಲೆ ಭರವಸೆಯನ್ನಿರಿಸುತ್ತಾರೆ ಮತ್ತು ನಿಮ್ಮ ಪೈಕಿ ಸತ್ಯವಿಶ್ವಾಸಿಗಳ ಮೇಲೆ ಕರುಣಾಮಯಿಯಾಗಿದ್ದಾರೆ. ಅಲ್ಲಾಹನ ರಸೂಲರಿಗೆ ಕೀಟಲೆ ಕೊಡುವವರಿಗಾಗಿ ವೇದನಾಯುಕ್ತ ಶಿಕ್ಷೆಯಿದೆ."

وَمِنْهُمْ الَّذِينَ يُؤَدُّونَ النَّبِيَّ وَيَقُولُونَ هُوَ أَدْنَىٰ قُلُوبِنَا مِنْ حَيْثُ لَكُمْ يُؤْمِنُونَ بِاللَّهِ وَيُؤْمِنُونَ بِالْمُرْسَلِينَ وَرَضُوا بِاللَّهِ وَأُمُورِ رَسُولِهِ اللَّهُ لَهُمُ عَذَابٌ أَلِيمٌ ﴿٦١﴾

62. ಅವರು ನಿಮ್ಮನ್ನು ಮೆಚ್ಚಿಸಲಿಕ್ಕಾಗಿ ನಿಮ್ಮ ಮೇಲೆ ಅಲ್ಲಾಹನಾಣೆ ಹಾಕುತ್ತಾರೆ. ವಸ್ತುತಃ ಅವರು ಸತ್ಯವಿಶ್ವಾಸಿಗಳಾಗಿದ್ದರೆ ಅಲ್ಲಾಹ್ ಮತ್ತು ಅವನ ಸಂದೇಶವಾಹಕರು ಮೆಚ್ಚಿಸಲು ಹೆಚ್ಚು ಅರ್ಹರಾಗಿರುತ್ತಾರೆ.

يَحْلِفُونَ بِاللَّهِ لَكُمْ لِيُرْضَوْكُمْ وَاللَّهُ وَرَسُولُهُ أَحَقُّ أَنْ يُرْضَوْهُ إِنْ كَانُوا مُؤْمِنِينَ ﴿٦٢﴾

63. ಅಲ್ಲಾಹ್ ಮತ್ತು ರಸೂಲರನ್ನು ವಿರೋಧಿಸುವವನಿಗೆ ನರಕಾಗ್ನಿ ಕಾದಿದ್ದು ಅದರಲ್ಲಿ ಅವನು ಸದಾಕಾಲ ವಾಸಿಸುವನೆಂದು ಅವರಿಗೆ ತಿಳಿಯದೇ? ಇದು ಅತಿ ದೊಡ್ಡ ಅಪಮಾನವಾಗಿರುತ್ತದೆ.

أَلَمْ يَعْلَمُوا أَنَّهُمْ مِنْ شَرِّ مَا خَلَقَ اللَّهُ وَرَسُولُهُ فَأَنْ لَهُ تَارَ جَهَنَّمَ خَالِدًا فِيهَا ذَلِكِ الْخِزْيُ الْعَظِيمُ ﴿٦٣﴾

64. ತಮ್ಮ ಅಂತರಂಗದಲ್ಲಿರುವ ರಹಸ್ಯಗಳನ್ನು ಬಹಿರಂಗ ಗೊಳಿಸುವಂತಹ 'ಅಧ್ಯಾಯ'ವೊಂದು ಅವತೀರ್ಣವಾಗಿಬಿಡುವುದೋ ಎಂದು ಈ 'ಕಪಟವಿಶ್ವಾಸಿ'ಗಳು ಹೆದರುತ್ತಾರೆ. ಓ ಪೈಗಂಬರರೇ, ಅವರೊಡನೆ ಹೇಳಿರಿ, "ಇನ್ನೂ ಅಪಹಾಸ್ಯ ಮಾಡಿರಿ. ನಿಶ್ಚಯವಾಗಿಯೂ ಯಾವ ವಿಷಯವು ಬಹಿರಂಗ ಗೊಳ್ಳುವ ಬಗ್ಗೆ ನೀವು ಹೆದರುತ್ತಿದ್ದಿರೋ ಅದನ್ನು ಅಲ್ಲಾಹನು ಬಹಿರಂಗಗೊಳಿಸುವವನಿದ್ದಾನೆ."

يَحَدِّثُ الْمُنَافِقُونَ أَنْ نُنزِّلَ عَلَيْهِمْ سُورَةً تَتَذَكَّرُ فِيهَا مِنْهُمْ بِمَا فِي قُلُوبِهِمْ قُلْ اسْتَخْرِجُوهُمْ إِنْ لِلَّهِ مُخْرَجٌ مِمَّا تَحَدُّثُونَ ﴿٦٤﴾

65. "ನೀವು ಏನು ಮಾಡುತ್ತಿದ್ದಿರಿ?" ಎಂದು ಅವರೊಡನೆ ಕೇಳಿದರೆ "ನಾವು ಹಾಸ್ಯ ವಿನೋದಗಳಲ್ಲಿ ತಲ್ಲೀನರಾಗಿದ್ದೆವು"³⁰ ಎಂದು

وَلَيْنَ سَأَلْتَهُمْ لَيَقُولُنَّ إِنَّمَا كُنَّا نَخُوضُ وَنَلْعَبُ قُلْ أَبِاللَّهِ وَالْيَوْمِ الْآخِرِ وَرَسُولِهِ

29. ಪ್ರಯಾಣಿಕ ತನ್ನ ಸ್ವಂತ ಸ್ಥಳದಲ್ಲಿ ಸಿರಿವಂತನಾಗಿದ್ದು, ಪ್ರಯಾಣದ ವೇಳೆ ಅವನು ಅಪೇಕ್ಷಿತನಾಗಿ ಮಾರ್ಪಟ್ಟಿದ್ದರೆ ಝಕಾತ್‌ನಿಂದ ಅಂತಹವನಿಗೂ ನೆರವು ನೀಡಬಹುದು.

30. ತಬೂಕ್ ಯುದ್ಧದ ಸಂದರ್ಭದಲ್ಲಿ ಕಪಟವಿಶ್ವಾಸಿಗಳು ತಮ್ಮ ಸಭೆಗಳಲ್ಲಿ ಕುಳಿತು ಪ್ರವಾದಿವರ್ಯರು(ಸ) ಮತ್ತು ಮುಸ್ಲಿಮರ

<p>ಧಟ್ಟನೆ ಹೇಳಿಬಿಡುವರು. ಅವರೊಡನೆ ಹೇಳಿರಿ,- ನಿಮ್ಮ ಹಾಸ್ಯವಿನೋದಗಳು ಅಲ್ಲಾಹ್, ಅವನ ವಚನಗಳು ಮತ್ತು ಅವನ ರಸೂಲರೊಂದಿಗೇ ಆಗಿತ್ತೇ?</p>	<p>كُنْتُمْ تَسْتَهْزِءُونَ ﴿١٥﴾</p>
<p>66. ಈಗ ನೆಪಗಳನ್ನೊಡ್ಡದಿರಿ. ನೀವು ವಿಶ್ವಾಸವಿಟ್ಟು ಬಳಿಕ ನಿಷೇಧಿಸಿರುತ್ತೀರಿ. ನಾವು ನಿಮ್ಮಲ್ಲಿ ಒಂದು ಕೂಟವನ್ನು ಕ್ಷಮಿಸಿಬಿಟ್ಟಿರೂ ಇನ್ನೊಂದು ಕೂಟವನ್ನು ಖಂಡಿತವಾಗಿಯೂ ಶಿಕ್ಷಿಸುವೆವು. ಏಕೆಂದರೆ ಅವರು ಅಪರಾಧಿಗಳು.</p>	<p>لَا تَعْتَذِرُوا قَدْ كَفَرْتُمْ بَعْدَ إِيمَانِكُمْ إِنَّ نَعْفَ عَنْ طَائِفَةٍ مِّنْكُمْ يُغْرِبُ طَائِفَةٌ بِأَنَّهُمْ كَانُوا مُجْرِمِينَ ﴿١٦﴾</p>
<p>67. ಕಪಟವಿಶ್ವಾಸಿ ಪುರುಷರೂ ಕಪಟವಿಶ್ವಾಸಿ ಸ್ತ್ರೀಯರೂ ಪರಸ್ಪರ ಅನ್ಯೋನ್ಯರು. ಅವರು ಕೆಡುಕಿನ ಆಜ್ಞೆ ಕೊಡುತ್ತಾರೆ, ಒಳಿತುಗಳಿಂದ ತಡೆಯುತ್ತಾರೆ ಮತ್ತು ತಮ್ಮ ಕೈಗಳನ್ನು ಸತ್ಯಾರ್ಥಗಳಿಂದ ತಡೆದಿಡುತ್ತಾರೆ. ಅವರು ಅಲ್ಲಾಹನನ್ನು ಮರೆತುಬಿಟ್ಟರು. ಆಗ ಅಲ್ಲಾಹನೂ ಅವರನ್ನು ಮರೆತುಬಿಟ್ಟನು. ನಿಶ್ಚಯವಾಗಿಯೂ ಈ ಕಪಟವಿಶ್ವಾಸಿಗಳೇ ಕರ್ಮಭ್ರಷ್ಟರು.</p>	<p>الْمُنْفِقُونَ وَالْمُنْفِقَاتُ بَعْضُهُمْ مِّنْ بَعْضٍ يَأْمُرُونَ بِالْمُنْكَرِ وَيَنْهَوْنَ عَنِ الْمَعْرُوفِ وَيَقْبِضُونَ أَيْدِيَهُمْ نَسُوا اللَّهَ فَنَسِيَهُمْ إِنَّ الْمُنْفِقِينَ هُمُ الْفٰسِقُونَ ﴿١٧﴾</p>
<p>68. ಅಲ್ಲಾಹನು ಕಪಟವಿಶ್ವಾಸಿ ಪುರುಷರಿಗೂ ಕಪಟವಿಶ್ವಾಸಿ ಸ್ತ್ರೀಯರಿಗೂ ಸತ್ಯನಿಷೇಧಿಗಳಿಗೂ ನರಕಾಗ್ನಿಯ ವಾಗ್ದಾನ ಮಾಡಿರುತ್ತಾನೆ. ಅವರು ಅದರಲ್ಲಿ ಸದಾಕಾಲ ವಾಸಿಸುವರು. ಅದೇ ಅವರಿಗೆ ಯೋಗ್ಯವಾಗಿದೆ. ಅವರ ಮೇಲೆ ಅಲ್ಲಾಹನ ಅಭಿಶಪನವಿದೆ ಮತ್ತು ಅವರಿಗೆ ಶಾಶ್ವತ ಶಿಕ್ಷೆಯಿದೆ.</p>	<p>وَعَدَ اللَّهُ الْمُنْفِقِينَ وَالْمُنْفِقَاتِ وَالْكٰفِرَ نَارَ جَهَنَّمَ خٰلِدِينَ فِيهَا هِيَ حَسْبُهُمْ ۗ وَلَعْنَةُ اللَّهِ عَلَيْهِمْ وَأَعْدَابُ الْمُقِيمِ ﴿١٨﴾</p>
<p>69. ನಿಮ್ಮ ರೀತಿ ನೀತಿಗಳೆಲ್ಲ ನಿಮ್ಮ ಪೂರ್ವಿಕರಂತೆಯೇ ಇವೆ. ಅವರು ನಿಮಗಿಂತ ಹೆಚ್ಚು ಸುಶಕ್ತರೂ ನಿಮಗಿಂತ ಅಧಿಕ ಧನಾಧ್ಯರೂ ಸಂತತಿ ಸಮೃದ್ಧರೂ ಆಗಿದ್ದರು. ಅನಂತರ ಅವರು ತಮ್ಮ ಪಾಲಿನ ಲೌಕಿಕ ಸುಖಭೋಗಗಳನ್ನುಂಡರು. ನೀವು ಸಹ ಅವರಂತೆಯೇ ನಿಮ್ಮ ಪಾಲಿನ ಸುಖಭೋಗಗಳನ್ನುಂಡಿರಿ. ಅವರು ಬಿದ್ದಿದ್ದಂತಹ ಕುತರ್ಕಗಳಲ್ಲಿ ನೀವೂ ಬಿದ್ದಿರಿ. ಅವರ</p>	<p>كَالَّذِينَ مِن قَبْلِكُمْ كَانُوا أَشَدَّ مِنْكُمْ قُوَّةً وَآكْثَرَ أَمْوَالًا وَأَوْلَادًا فَاسْتَسْتَعَوْا بِخَلَائِقِهِمْ فَاسْتَمْتَعْتُم بِخَلَائِقِكُمْ كَمَا اسْتَمْتَعَ الَّذِينَ مِن قَبْلِكُمْ بِخَلَائِقِهِمْ وَخُصْتُمْ كَالَّذِي خَاصُّوا بِأَوْلِيَّكَ حٰطَّتْ</p>
<p>ಅಪಹಾಸ್ಯ ಮಾಡುತ್ತಿದ್ದರು. ಪ್ರಾಮಾಣಿಕವಾಗಿ ಜಿಹಾದ್‌ಗೆ ಸಿದ್ಧರಾಗುವವರನ್ನು ಗೇಲಿ ಮಾಡಿ ಅವರ ಧೈರ್ಯವನ್ನು ಉಡುಗಿಸಲು ಪ್ರಯತ್ನಿಸುತ್ತಿದ್ದರು. ಅವರ ಅನೇಕ ಮಾತುಗಳು ಉಲ್ಲೇಖಿಸಲ್ಪಟ್ಟಿವೆ. ಉದಾಹರಣೆಗೆ ಒಂದು ಸಭೆಯಲ್ಲಿ ಕೆಲವು ಕಪಟವಿಶ್ವಾಸಿಗಳು ಸೇರಿ ಹರಟೆ ಕೊಚ್ಚುತ್ತಿದ್ದರು. ಒಬ್ಬ ಹೇಳಿದ, "ರೋಮನ್ನರನ್ನೂ ನೀವು ಅರಬರಂತೆಯೇ ಭಾವಿಸಿದ್ದೀರೇನು? ನಾಳೆ ನೋಡುವಿರಂತೆ. ಹೋರಾಡಲು ಬಂದಿರುವ ಈ ಪರಾಕ್ರಮಿಗಳು ಹಗ್ಗದಲ್ಲಿ ಕಟ್ಟಲ್ಪಟ್ಟಿರುವರು." ಇನ್ನೊಬ್ಬ ಹೇಳಿದ, "ಮೇಲಿನಿಂದ ನೂರು ನೂರು ಕೊರಡೆಯೇಟು ಬಾರಿಸಬೇಕೆಂಬ ಆದೇಶ ಬಂದರೆ ಬಹಳ ಮೋಚಿಸೀತು." ಪ್ರವಾದಿವರ್ಯರು(ಸ) ಯುದ್ಧಕ್ಕೆ ಸಿದ್ಧತೆ ನಡೆಸುತ್ತಿರುವುದನ್ನು ಕಂಡು ಇನ್ನೊಬ್ಬ ಕಪಟವಿಶ್ವಾಸಿ ತನ್ನ ಮಿತ್ರರೊಂದಿಗೆ ಹೀಗೆಂದನು, "ಇವರನ್ನು ನೋಡಿ! ಇವರು ರೋಮ್ ಮತ್ತು ಸಿರಿಯಾದ ಕೋಟೆಗಳನ್ನು ಜಯಿಸಲು ಹೊರಟಿದ್ದಾರೆ."</p>	

ಪರಿಣಾಮವೇನಾಯಿತೆಂದರೆ ಇಹ-ಪರಗಳಲ್ಲಿ ಅವರ ಕರ್ಮಗಳೆಲ್ಲ ನಿಷ್ಪಲಗೊಂಡವು. ಅವರೇ ನಷ್ಟದಲ್ಲಿದ್ದಾರೆ.

70. ಇವರಿಗೆ ಇವರ ಪೂರ್ವಿಕರ ಇತಿಹಾಸವು ತಲುಪಲಿಲ್ಲವೇ? ನೂಹರ ಜನಾಂಗ, ಆದ್, ಸಮೂದ್, ಇಬ್‌ರಾಹೀಮರ ಜನಾಂಗ, ಮದ್‌ಯನದವರು ಮತ್ತು ಬುಡಮೇಲು ಗೊಳಿಸಲಾದ ಆ ನಾಡುಗಳು.³¹ ಅವರ ರಸೂಲರು ಅವರ ಬಳಿ ಪ್ರತ್ಯಕ್ಷ ಪ್ರಮಾಣಗಳನ್ನು ತೆಗೆದುಕೊಂಡು ಬಂದರು. ಅವರ ಮೇಲೆ ಅಕ್ರಮವೆಸಗುವುದು ಅಲ್ಲಾಹನ ಕಾರ್ಯವಾಗಿರಲಿಲ್ಲ. ಆದರೆ ಅವರು ಸ್ವತಃ ತಮ್ಮ ಮೇಲೆ ತಾವೇ ಅಕ್ರಮ ವೆಸಗುವವರಾಗಿದ್ದರು.

71. ಸತ್ಯವಿಶ್ವಾಸಿ ಪುರುಷರು ಮತ್ತು ಸತ್ಯವಿಶ್ವಾಸಿ ಸ್ತ್ರೀಯರು ಇವರೆಲ್ಲ ಪರಸ್ಪರ ಆಪ್ತರು; ಅವರು ಒಳಿತುಗಳ ಅಪ್ಪಣೆ ಕೊಡುತ್ತಾರೆ ಮತ್ತು ಕೆಡುಕುಗಳಿಂದ ತಡೆಯುತ್ತಾರೆ. ನಮಾಝ್ ಸಂಸ್ಥಾಪಿಸುತ್ತಾರೆ, ಝಕಾತ್ ಕೊಡುತ್ತಾರೆ ಮತ್ತು ಅಲ್ಲಾಹ್ ಹಾಗೂ ಅವನ ರಸೂಲರ ಅನುಸರಣೆ ಮಾಡುತ್ತಾರೆ. ಇವರ ಮೇಲೆ ಅಲ್ಲಾಹನ ಕರುಣೆ ಅವತೀರ್ಣಗೊಂಡೇ ತೀರುವುದು. ನಿಶ್ಚಯವಾಗಿಯೂ ಅಲ್ಲಾಹ್ ಮಹಾ ಪ್ರತಾಪಿಯೂ ಯುಕ್ತ ಪೂರ್ಣನೂ ಆಗಿರುತ್ತಾನೆ.

72. ಅಲ್ಲಾಹ್ ಈ ಸತ್ಯವಿಶ್ವಾಸಿ ಸ್ತ್ರೀ-ಪುರುಷರಿಗೆ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳನ್ನು ನೀಡುವ ವಾಗ್ದಾನ ಮಾಡುತ್ತಾನೆ. ಅವರು ಅದರಲ್ಲಿ ಸದಾ ವಾಸಿಸುತ್ತಿರುವರು. ಆ ಸದಾ ಹಸುರಾದ ಉದ್ಯಾನಗಳಲ್ಲಿ ಅವರಿಗಾಗಿ ನಿರ್ಮಲ ವಸತಿ ಗೃಹ ಗಳಿರುವವು. ಎಲ್ಲಕ್ಕೂ ಮಿಗಿಲಾಗಿ ಅವರಿಗೆ ಅಲ್ಲಾಹನ ಸಂಪ್ರೀತಿಯು ಪ್ರಾಪ್ತವಾಗುವುದು. ಇದುವೇ ಮಹಾ ಯಶಸ್ಸು.

73. ಓ ಪೈಗಂಬರರೇ,³² ಸತ್ಯನಿಷೇಧಿಗಳ ಹಾಗೂ 'ಕಪಟವಿಶ್ವಾಸಿ'ಗಳ ವಿರುದ್ಧ ಉಗ್ರ ಹೋರಾಟ ನಡೆಸಿರಿ ಮತ್ತು ಅವರೊಡನೆ

أَعْمَاءَهُمْ فِي الدُّنْيَا وَالْآخِرَةِ وَأُولِيكَ
هُمُ الْخٰسِرُونَ ﴿٧٠﴾

أَلَمْ يَأْتِهِمْ نَبَأُ الَّذِينَ مِنْ قَبْلِهِمْ قَوْمِ
نُوحٍ وَعَادٍ وَثَمُودَ وَقَوْمِ إِبْرٰهِيْمَ
وَ أَصْحَابِ مَدْيَنَ وَالْمُؤْتَفِكَاتِ
أَتَتْهُمْ رُسُلُهُمْ بِالْبَيِّنَاتِ فَمَا كَانَ
اللَّهُ لِيُظْلِمَهُمْ وَلٰكِنْ كَانُوا أَنْفُسَهُمْ
يَظْلِمُونَ ﴿٧١﴾

وَالْمُؤْمِنُونَ وَالْمُؤْمِنَاتُ بَعْضُهُمْ
أَوْلِيَاؤُا بَعْضٍ يَأْتِرُونَ بِالْمَعْرُوفِ وَيَنْهَوْنَ
عَنِ الْمُنْكَرِ وَيُقِيمُونَ الصَّلَاةَ وَيُؤْتُونَ
الزَّكَاةَ وَيُطِيعُونَ اللَّهَ وَرَسُولَهُ أُولٰٓئِكَ
سَيَرْحَمُهُمُ اللَّهُ إِنَّ اللَّهَ عَزِيزٌ حَكِيمٌ ﴿٧٢﴾

وَعَدَ اللَّهُ الْمُؤْمِنِينَ وَالْمُؤْمِنَاتِ جَنَّاتٍ
تَجْرِي مِنْ تَحْتِهَا الْأَنْهَارُ خٰلِدِينَ فِيهَا
وَمَسْكِنٍ طَيِّبَةٍ فِي جَنَّاتٍ عَدْنٍ وَرِضْوَانٍ
مِّنَ اللَّهِ أَكْبَرَ ذٰلِكَ هُوَ الْفَوْزُ الْعَظِيمُ ﴿٧٣﴾

يٰٓأَيُّهَا النَّبِيُّ جَاهِدِ الْكُفَّارَ وَالْمُنٰفِقِينَ
وَاعْلُظْ عَلَيْهِمْ وَمَا لَهُمْ جَهَنَّمَ

31. ಅರ್ಥಾತ್- ಬುಡಮೇಲುಗೊಳಿಸಲಾದಂತಹ ಲೂತ್ ಜನಾಂಗದ ಜನವಾಸ ಪ್ರದೇಶಗಳು.

32. ಇಲ್ಲಿಂದ ತಬೂಕ್ ಯುದ್ಧದ ನಂತರ ಅವತೀರ್ಣಗೊಂಡ ಸೂಕ್ತಗಳು ಆರಂಭಗೊಳ್ಳುತ್ತವೆ.

ಕಟುವಾಗಿ ವರ್ತಿಸಿರಿ. ಕೊನೆಗೆ ಅವರ ವಾಸಸ್ಥಾನವು ನರಕವಾಗಿದೆ ಮತ್ತು ಅದು ಅತ್ಯಂತ ಕೆಟ್ಟ ನಿವಾಸ.

وَبِئْسَ الْمَصِيرُ ﴿٣٣﴾

74. ನಾವು ಆ ಮಾತನ್ನು ಹೇಳಲಿಲ್ಲವೆಂದು ಇವರು ಅಲ್ಲಾಹನಾಣೆ ಹಾಕುತ್ತ ಹೇಳುತ್ತಾರೆ. ವಸ್ತುತಃ ಅವರು ಖಂಡಿತವಾಗಿಯೂ ಆ ಸತ್ಯನಿಷೇಧದ ಮಾತನ್ನಾಡಿದ್ದಾರೆ.³³ ಅವರು ಇಸ್ಲಾಮ್ ಸ್ವೀಕರಿಸಿದ ಬಳಿಕ ಸತ್ಯವನ್ನು ನಿಷೇಧಿಸಿದ ಅಪರಾಧವೆಸಗಿದ್ದಾರೆ. ಅವರು ಏನೆಲ್ಲ ಮಾಡಬೇಕೆಂದೆಣಿಸಿದ್ದರೂ ಅವುಗಳನ್ನು ಮಾಡದಾದರು.³⁴ ಅವರ ಕೋಪವೆಲ್ಲ ತನ್ನ ಅನುಗ್ರಹದಿಂದ ಅಲ್ಲಾಹ್ ಮತ್ತು ಅವನ ರಸೂಲರು ಅವರನ್ನು ಸಂಪನ್ನ ಗೊಳಿಸಿದ್ದರಿಂದಲೇ ತಾನೆ. ಈಗ ಅವರು ತಮ್ಮ ನಿಲುವುಗಾಗಿ ಪಶ್ಚಾತ್ತಾಪ ಪಟ್ಟರೆ ಅದು ಅವರಿಗೇ ಒಳಿತು. ಅವರು ಪಶ್ಚಾತ್ತಾಪ ಪಡದಿದ್ದರೆ ಅಲ್ಲಾಹ್ ಅವರಿಗೆ ಇಹದಲ್ಲೂ ಪರದಲ್ಲೂ ಅತ್ಯಂತ ವೇದನಾಯುಕ್ತ ಶಿಕ್ಷೆ ಕೊಡುವನು. ಭೂಮಿಯಲ್ಲಿ ಇವರ ರಕ್ಷಕ ಮಿತ್ರರಾಗಲಿ, ಸಹಾಯಕರಾಗಲಿ ಯಾರೂ ಇಲ್ಲ.

يَخْلِفُونَ بِاللَّهِ مَا قَالُوا وَكَانَ قَوْلُوا
كَلِمَةَ الْكُفْرِ وَكَفَرُوا وَبَعَدَ إِسْلَامَهُمْ
وَهُمُؤَابِمَا كَفَرُوا يُنَادُوا وَمَا تَقَمُّوا إِلَّا
أَنْ أَعْنَهُمُ اللَّهُ وَرَسُولُهُ مِنْ فَضْلِهِ
فَإِنْ يَتُوبُوا يَكْ خَيْرًا لَّهُمْ وَإِنْ يَتَوَلَّوْا
يُعَذِّبُهُمُ اللَّهُ عَذَابًا أَلِيمًا فِي الدُّنْيَا
وَالْآخِرَةِ وَمَا لَهُمْ فِي الْأَرْضِ مِنْ
وَلِيٍّ وَلَا نَصِيرٍ ﴿٣٤﴾

75. ಅವನು ತನ್ನ ಅನುಗ್ರಹದಿಂದ ನಮಗೇನಾದರೂ ಕೊಟ್ಟರೆ ನಾವೂ ದಾನ ಮಾಡುವೆವೆಂದೂ ಸಜ್ಜನರಾಗಿ ಬಾಳುವೆವೆಂದೂ ಅಲ್ಲಾಹ ನೊಡನೆ ಕರಾರು ಮಾಡಿದವರೂ ಅವರಲ್ಲಿ ಕೆಲವರಿದ್ದಾರೆ.

وَمِنْهُمْ مَنْ عَاهَدَ اللَّهُ لَنْ يَنْتَهِنَّ
فَضْلِهِ لَنْتَهِنَّ وَكَانُوا مِنَ الضَّالِّينَ ﴿٣٥﴾

76. ಆದರೆ, ಅಲ್ಲಾಹನು ತನ್ನ ಅನುಗ್ರಹದಿಂದ ಅವರನ್ನು ಸಂಪನ್ನರನ್ನಾಗಿ ಮಾಡಿದಾಗ ಅವರು ಜಿಪುಣತೆಗೆ ಇಳಿದರು ಮತ್ತು ತಮ್ಮ ಕರಾರಿನ ಗೊಡವೆಯೇ ಇಲ್ಲದಂತೆ ಅದರಿಂದ ವಿಮುಖರಾದರು.

فَلَمَّا آتَاهُمُ مِنْ فَضْلِهِ بَخِلُوا بِهِ وَتَوَلَّوْا
وَهُمْ مُعْرِضُونَ ﴿٣٦﴾

77. ಪರಿಣಾಮವಾಗಿ ಅವರು ಅಲ್ಲಾಹನೊಡನೆ ಮಾಡಿದ ಕರಾರು

فَأَعْقَبَهُمْ نِفَاقًا فِي قُلُوبِهِمْ إِلَى يَوْمِ

33. ಇಲ್ಲಿ ಸೂಚಿಸಲಾಗಿರುವ ಆ ಮಾತು ಯಾವುದು ಎಂಬ ಬಗ್ಗೆ ಸುದೃಢವಾದ ಯಾವುದೇ ವಿವರಣೆ ನಮಗೆ ಬಂದು ತಲಪಿಲ್ಲ. ಆದರೆ ಹದೀಸ್ ವರದಿಗಳಲ್ಲಿ ಆ ಕಾಲದ ಕಪಟವಿಶ್ವಾಸಿಗಳು ಆಡಿದ್ದ ಅಂತಹ ಅನೇಕ ಸತ್ಯನಿಷೇಧವನ್ನು ಸೂಚಿಸುವಂತಹ ಮಾತುಗಳು ಬಂದಿವೆ. ಉದಾಹರಣೆಗೆ ಕಪಟವಿಶ್ವಾಸಿಯೊಬ್ಬ ಮುಸ್ಲಿಮ್ ಯುವಕನೊಂದಿಗೆ ಮಾತನಾಡುತ್ತಾ ಹೇಳಿದ, "ಈ ವ್ಯಕ್ತಿ [ಪ್ರವಾದಿವರ್ಯರು(ಸ)] ಹೇಳುವುದೆಲ್ಲವೂ ಸತ್ಯವಾಗಿದ್ದರೆ ನಾವೆಲ್ಲರೂ ಕತ್ತೆಗಳಿಗಿಂತಲೂ ಕಡೆಯೆಂದಾಯಿತು" ಇನ್ನೊಂದು ಉಲ್ಲೇಖದ ಪ್ರಕಾರ ತಬೂಕ್‌ನ ಪ್ರಯಾಣದ ವೇಳೆ ಪ್ರವಾದಿವರ್ಯರು(ಸ) ಒಂಟೆ ಕಾಣೆಯಾಯಿತು. ಆಗ ಕಪಟವಿಶ್ವಾಸಿಗಳ ಒಂದು ಗುಂಪು ತಮ್ಮ ಕೂಟದಲ್ಲಿ ಕುಳಿತು ಆ ಬಗ್ಗೆ ಮನಸಾರೆ ಅಪಹಾಸ್ಯ ಮಾಡಿತು, "ಇವರು ಆಗಸದ ಸುದ್ದಿಗಳನ್ನೇನೋ ತಿಳಿಸುತ್ತಾರೆ. ಆದರೆ ತನ್ನ ಒಂಟೆ ಈಗ ಎಲ್ಲಿದೆ ಎಂದು ಮಾತ್ರ ಇವರಿಗೆ ತಿಳಿದಿಲ್ಲ."

34. ಇದು ಕಪಟವಿಶ್ವಾಸಿಗಳು ತಬೂಕ್ ಯುದ್ಧದ ವೇಳೆ ಹೂಡಿದ್ದ ಸಂಚುಗಳ ಕಡೆಗಿರುವ ಸೂಚನೆ. ಒಮ್ಮೆ ಅವರು ರಾತ್ರಿಯ ವೇಳೆ ಪ್ರಯಾಣದ ಸಂದರ್ಭದಲ್ಲಿ ಪ್ರವಾದಿವರ್ಯರು(ಸ) ಪ್ರಪಾತಕ್ಕೆ ಎಸೆದು ಬಿಡುವ ಯೋಜನೆ ರೂಪಿಸಿದ್ದರು. ತಬೂಕ್‌ನಲ್ಲಿ ಮುಸ್ಲಿಮರಿಗೆ ಸೋಲಾದರೆ ಅಬ್ದುಲ್ಲಾ ಬಿನ್ ಉಬೈದ್ ಕಿರೀಟಧಾರಣೆ ಮಾಡಿಸುವ ಬಗ್ಗೆಯೂ ಅವರು ಮೊದಲೇ ನಿರ್ಧರಿಸಿಕೊಂಡಿದ್ದರು.

ಭಂಗಕ್ಕಾಗಿಯೂ ಅವರು ಸುಳ್ಳು ಹೇಳಿದುದಕ್ಕಾಗಿಯೂ ಅಲ್ಲಾಹನು ಅವರ ಹೃದಯದಲ್ಲಿ 'ಕಾಪಟ್ಟಿ'ವನ್ನು ಇರಿಸಿ ಬಿಟ್ಟನು. ಅದು ಅವರು ಅವನ ಸನ್ನಿಧಿಯಲ್ಲಿ ಹಾಜರಾಗುವವರೆಗೂ ಅವರ ಬೆನ್ನು ಬಿಡದು.

78. ಅಲ್ಲಾಹನಿಗೆ ಇವರ ರಹಸ್ಯ ಹಾಗೂ ಗೂಢಾಲೋಚನೆಯ ಅರಿವು ಕೂಡ ಇದೆ ಮತ್ತು ಅಲ್ಲಾಹನು ಅಗೋಚರ ವಿಷಯಗಳನ್ನೂ ಚೆನ್ನಾಗಿ ಅರಿಯುವವನು ಎಂಬುದೂ ಇವರಿಗೆ ತಿಳಿಯದೇ?

79. ಸ್ವಯಂ ಪ್ರೇರಣೆಯಿಂದ ದಾನ ಮಾಡುವ ಸತ್ಯವಿಶ್ವಾಸಿಗಳ ಧನ ತ್ಯಾಗಗಳ ಬಗ್ಗೆ ಇವರು ವ್ಯಂಗ್ಯೋಕ್ತಿಗಳನ್ನಾಡುತ್ತಾರೆ ಮತ್ತು (ಅಲ್ಲಾಹನ ಮಾರ್ಗದಲ್ಲಿ ದಾನ ಮಾಡಲು) ಸ್ವತಃ ದೇಹಶ್ರಮ ವಹಿಸಿ ದುಡಿದು ಕೊಡುವ ಹೊರತು ತಮ್ಮ ಬಳಿ ಇನ್ನೇನೂ ಇಲ್ಲದಿರುವಂತಹವರನ್ನು ಗೇಲಿ ಮಾಡುತ್ತಾರೆ. (ಅಲ್ಲಾಹ್ ಇಂತಹ ಧನಿಕ ಲೋಭಿಗಳನ್ನು ಚೆನ್ನಾಗಿ ಬಲ್ಲನು.) ಹೀಗೆ ಗೇಲಿ ಮಾಡುವವರನ್ನು ಅಲ್ಲಾಹ್ ಗೇಲಿ ಮಾಡುತ್ತಾನೆ ಮತ್ತು ಅವರಿಗೆ ವೇದನಾಯುಕ್ತ ಶಿಕ್ಷೆ ಇದೆ.

80. ಓ ಪೈಗಂಬರೇ, ನೀವು ಇಂತಹವರಿಗಾಗಿ ಕ್ಷಮಾಯಾಚನೆ ಮಾಡಿದರೂ ಮಾಡದಿದ್ದರೂ ಅವರನ್ನು ಕ್ಷಮಿಸಬೇಕೆಂದು ನೀವು ಎಪ್ಪತ್ತು ಸಲ ನಿವೇದಿಸಿಕೊಂಡರೂ ಅಲ್ಲಾಹನು ಅವರನ್ನು ಎಂದೆಂದಿಗೂ ಕ್ಷಮಿಸನು. ಕಾರಣವೇನೆಂದರೆ ಅವರು ಅಲ್ಲಾಹ್ ಹಾಗೂ ಅವನ ರಸೂಲರನ್ನು ನಿಷೇಧಿಸಿದ್ದಾರೆ ಮತ್ತು ಅಲ್ಲಾಹನು ಕರ್ಮಭ್ರಷ್ಟರಿಗೆ ಸನ್ಮಾರ್ಗದರ್ಶನ ಮಾಡುವುದಿಲ್ಲ.

81. ಹಿಂದೆ ಉಳಿದಿರಲು ವಿನಾಯಿತಿ ನೀಡಲ್ಪಟ್ಟವರು ಅಲ್ಲಾಹ್ ಹಾಗೂ ಅವನ ರಸೂಲರಿಗೆ ನೆರವಾಗದೆ ಮನೆಯಲ್ಲೇ ಕುಳಿತಿರುವ ಬಗ್ಗೆ ಸಂತಸಪಟ್ಟರು. ಧನ ಮತ್ತು ತನುಗಳಿಂದ ಅಲ್ಲಾಹನ ಮಾರ್ಗದಲ್ಲಿ ಹೋರಾಟ ನಡೆಸುವುದು ಅವರಿಗೆ ಇಷ್ಟವಿರಲಿಲ್ಲ. ಅವರು ಜನರೊಡನೆ, "ಈ ಕಠಿಣ ಉಷ್ಣದಲ್ಲಿ ಹೊರಡಬೇಡಿರಿ" ಎಂದರು. ಅವರೊಡನೆ ಹೇಳಿರಿ, "ನರಕಾಗ್ನಿಯು ಇದಕ್ಕಿಂತಲೂ ಹೆಚ್ಚು ಉಷ್ಣವಿದೆ." ಅಕಟ! ಅವರಿಗೆ ಇದರ ಪ್ರಜ್ಞೆಯಿರುತ್ತಿದ್ದರೆ!

82. ಈಗ ಅವರು ನಗುವುದನ್ನು ಕಡಿಮೆ ಮಾಡಬೇಕು. ಹೆಚ್ಚು

يَلْقَوْنَهُ بِمَا أَخْلَفُوا اللَّهَ مَا وَعَدُوهُ
وَبِمَا كَانُوا يَكْذِبُونَ ﴿٧٨﴾

أَلَمْ يَعْلَمُوا أَنَّ اللَّهَ يَعْلَمُ سِرَّهُمْ وَ
نَجْوَاهُمْ وَأَنَّ اللَّهَ عَلَّامُ الْغُيُوبِ ﴿٧٩﴾

الَّذِينَ يَلْمِزُونَ الْمُطَّوِّعِينَ مِنَ الْمُؤْمِنِينَ
فِي الصَّدَقَاتِ وَالَّذِينَ لَا يَجِدُونَ إِلَّا
جَهْدَهُمْ فَيَسْخَرُونَ مِنْهُمْ سَخِرَ اللَّهُ
مِنْهُمْ وَهُمْ عَذَابٌ أَلِيمٌ ﴿٨٠﴾

اسْتَغْفِرْ لَهُمْ أَوْ لَا تَسْتَغْفِرْ لَهُمْ إِنْ
تَسْتَغْفِرْ لَهُمْ سَبْعِينَ مَرَّةً فَلَنْ يَغْفِرَ
اللَّهُ لَهُمْ ذَلِكَ بِأَنَّهُمْ كَفَرُوا بِاللَّهِ وَ
رَسُولِهِ وَاللَّهُ لَا يَهْدِي الْقَوْمَ الْفَاسِقِينَ ﴿٨١﴾

فَرِحَ الْمُخَلَّفُونَ بِمَقْعَدِهِمْ خِلْفَ رَسُولِ
اللَّهِ وَكَرِهُوا أَنْ يُجَاهِدُوا بِأَمْوَالِهِمْ
وَأَنْفُسِهِمْ فِي سَبِيلِ اللَّهِ وَقَالُوا لَا
تَنْفِرُوا فِي الْحَرِّ قُلْ نَارُ جَهَنَّمَ أَشَدُّ
حَرًّا لَوْ كَانُوا يَفْقَهُونَ ﴿٨٢﴾

فَلْيَضْحَكُوا قَلِيلًا وَلْيَبْكُوا كَثِيرًا جَزَاءً

ಅಳಬೇಕು. ಏಕೆಂದರೆ ಅವರು ಗಳಿಸುತ್ತಲಿದ್ದ ಪಾಪಗಳ ಪ್ರತಿಫಲವು ಇಂತಹದೇ (ಅದರ ಬಗ್ಗೆ ಅಳಬೇಕಾದುದೇ).

بِمَا كَانُوا يَكْسِبُونَ ﴿٥٠﴾

83. ಅಲ್ಲಾಹನು ನಿಮ್ಮನ್ನು ಅವರ ಬಳಿಗೆ ಹಿಂದಿರುಗಿಸಿದರೆ ಹಾಗೂ ಇನ್ನು ಮುಂದೆ ಅವರಲ್ಲಿ ಯಾವುದಾದರೊಂದು ಕೂಟವು ಯುದ್ಧಕ್ಕೆ ಹೊರಡಲು ನಿಮ್ಮೊಡನೆ ಅನುಮತಿ ಕೇಳಿದರೆ "ಇನ್ನು ನೀವು ನನ್ನೊಂದಿಗೆ ಹೊರಡಲಾರಿರಿ ಮತ್ತು ನನ್ನ ಸಂಗಡ ಯಾವತ್ತು ಶತ್ರುಗಳೊಂದಿಗೆ ಹೋರಾಟ ನಡೆಸಲಾರಿರಿ. ನೀವು ಈ ಮುಂಚೆ ಕುಳಿತಿರುವುದನ್ನೇ ಇಷ್ಟಪಟ್ಟಿದ್ದೀರಿ. ಆದುದರಿಂದ ಈಗಲೂ ಮನೆಯೊಳಗೆ ಕುಳಿತಿರುವವರೊಂದಿಗೆ ಕುಳಿತುಕೊಂಡು ಇರಿ" ಎಂದು ಹೇಳಿರಿ.

فَإِنْ سَأَلْتَهُمْ لَمْ يَجِبُوا لَكَ الْخُرُوجَ فَقُلْ لَنْ تَخْرُجُوا مَعِيَ أَبَدًا وَلَنْ تُفَاتِلُوا مَعِيَ عَدُوًّا إِنَّكُمْ سَرَضْتُمْ بِالْفُجُورِ آذَانَ مَرْتَدٍ فَأَنْتُمْ عَلَىٰ مَعَىٰ الْخَلْفَيْنِ ﴿٥١﴾

84. ಇನ್ನು ಮುಂದೆ ಅವರಲ್ಲಿ ಯಾರಾದರೂ ಮರಣ ಹೊಂದಿದರೆ ಅವನ 'ಜನಾರುಹಾ ನಮಾಝ್' ಅನ್ನು ನೀವು ಎಷ್ಟು ಮಾತ್ರಕ್ಕೂ ನಿರ್ವಹಿಸಬಾರದು ಮತ್ತು ಅವನ ಸಮಾಧಿಯ ಬಳಿ ಎಂದಿಗೂ ನಿಲ್ಲಬಾರದು, ಏಕೆಂದರೆ ಅವರು ಅಲ್ಲಾಹ್ ಮತ್ತು ಅವನ ರಸೂಲರನ್ನು ನಿಷೇಧಿಸಿದರು. ಅವರು ಕರ್ಮಭ್ರಷ್ಟರಾಗಿರುವ ಸ್ಥಿತಿಯಲ್ಲಿ ಸತ್ತಿದ್ದಾರೆ.

وَلَا تَصَلِّ عَلَىٰ أَحَدٍ مِنْهُمْ مَاتَ أَبَدًا وَلَا تَقُمْ عَلَىٰ قَبْرِهِ إِنَّهُمْ كَفَرُوا بِاللَّهِ وَرَسُولِهِ وَمَاتُوا وَهُمْ فَسِقُونَ ﴿٥٢﴾

85. ಅವರ ಶ್ರೀಮಂತಿಕೆ ಮತ್ತು ಅವರ ಸಂತಾನಾಧಿಕೃತವು ನಿಮ್ಮನ್ನು ವಂಚಿಸದಿರಲಿ. ಅಲ್ಲಾಹನಂತು ಈ ಧನ ಮತ್ತು ಸಂತತಿಗಳ ಮೂಲಕ ಅವರನ್ನು ಇದೇ ಲೋಕದಲ್ಲಿ ಶಿಕ್ಷಿಸಲಿಕ್ಕೂ ಅವರ ಪ್ರಾಣಿಗಳು ಸತ್ಯನಿಷೇಧಾವಸ್ಥೆಯಲ್ಲಿ ಹೊರಟು ಹೋಗುವಂತಾಗ ಲಿಕ್ಕೂ ನಿರ್ಧರಿಸಿದ್ದಾನೆ.

وَلَا تَعْجَبْكَ أَمْوَالُهُمْ وَأَوْلَادُهُمْ إِنَّمَا يُرِيدُ اللَّهُ أَنْ يُعَذِّبَهُمْ بِهَا فِي الدُّنْيَا وَتَزْهَقَ أَنْفُسُهُمْ وَهُمْ كَافِرُونَ ﴿٥٣﴾

86. ಅಲ್ಲಾಹನ ಮೇಲೆ ವಿಶ್ವಾಸವಿಡಿರಿ ಮತ್ತು ಅವನ ರಸೂಲರೊಂದಿಗೆ ಕೂಡಿ ಹೋರಾಟ ನಡೆಸಿರಿ ಎಂಬ ವಿಷಯವನ್ನೊಳಗೊಂಡ ಅಧ್ಯಾಯವೆಂದಾದರೂ ಅವತೀರ್ಣಗೊಂಡಾಗ ಅವರಲ್ಲಿದ್ದ ಸ್ಥಿತಿ ವಂತರೇ ನಿಮ್ಮೊಡನೆ ನಮಗೆ ಜಿಹಾದ್‌ನಲ್ಲಿ (ಧರ್ಮಯುದ್ಧದಲ್ಲಿ) ಭಾಗವಹಿಸುವ ಬಗ್ಗೆ ವಿನಾಯಿತಿ ಕೊಡಬೇಕೆಂದು ಕೇಳತೊಡಗಿದುದನ್ನು ನೀವು ಕಂಡಿರಿ. "ಕುಳಿತಿರುವವರೊಂದಿಗೆ ಇರಲಿಕ್ಕಾಗಿ ನಮ್ಮನ್ನು ಬಿಟ್ಟುಬಿಡಿರಿ" ಎಂದು ಅವರು ಹೇಳಿದರು.

وَإِذَا أَنْزَلْتَ سُورَةَ الْاٰمِنُوْا بِاللّٰهِ وَجَاهِدُوْا مَعَ رَسُوْلِهِ اسْتَأْذِنَكَ اُولُو الطَّوْلِ مِنْهُمْ وَقَالُوْا ذَرْنَا نَكُنْ مَعَ الْفٰعِيْنَ ﴿٥٤﴾

87. ಅವರು ಮನೆಯಲ್ಲಿ ಕುಳಿತುಕೊಂಡಿರುವ ಮಹಿಳೆಯರೊಂದಿಗೆ ಸೇರುವುದನ್ನು ಇಷ್ಟಪಟ್ಟರು. ಅವರ ಹೃದಯಗಳಿಗೆ ಮುದ್ರೆ

رَضُوْا بِاَنْ يَّكُوْنُوْا مَعَ الْخَوَالِفِ وَطُبِعَ عَلٰى قُلُوْبِهِمْ فَهُمْ لَا يَفْقَهُوْنَ ﴿٥٥﴾

ಯೊತ್ತಲ್ಪಟ್ಟಿತು. ಆದುದರಿಂದ ಈಗ ಅವರಿಗೆ ಏನೂ ತೋಚುವುದಿಲ್ಲ.

88. ಇದಕ್ಕೆ ವ್ಯತಿರಿಕ್ತವಾಗಿ ರಸೂಲರೂ ರಸೂಲರೊಂದಿಗೆ ವಿಶ್ವಾಸ ವಿಸಿದವರೂ ತಮ್ಮ ಧನಗಳಿಂದಲೂ ತನುಗಳಿಂದಲೂ ಹೋರಾಟ ನಡೆಸಿದರು. ಈಗ ಎಲ್ಲ ಒಳಿತುಗಳೂ ಅವರ ಪಾಲಿಗೆ ಮತ್ತು ಅವರೇ ಯಶಸ್ವಿಗಳೂ ಆಗಿರುತ್ತಾರೆ.

لَكِنَّ الرَّسُولُ وَالَّذِينَ آمَنُوا مَعَهُ
جَاهِدُوا بَأَمْرِ اللَّهِ وَنَفْسِهِمْ وَأُولِيكَ
لَهُمُ الْخَيْرَاتُ وَأُولِيكَ هُمُ الْمُهْلَكُونَ ﴿٥٨﴾

89. ಅಲ್ಲಾಹನು ಅವರಿಗಾಗಿ ತಳಭಾಗದಲ್ಲಿ ಕಾಲುವೆಗಳು ಪ್ರವಹಿಸು ತ್ತೀರುವ ಸ್ವರ್ಗೋದ್ಯಾನಗಳನ್ನು ಸಿದ್ಧಗೊಳಿಸಿಟ್ಟಿರುವನು. ಅವರು ಅವುಗಳಲ್ಲಿ ಸದಾಕಾಲ ವಾಸಿಸುವರು. ಇದುವೇ ಉನ್ನತವಾದ ವಿಜಯ.

أَعَدَّ اللَّهُ لَهُمْ جَنَّاتٍ تَجْرِي مِنْ تَحْتِهَا
الْأَنْهَارُ خَالِدِينَ فِيهَا ذَلِكَ الْفَوْزُ الْعَظِيمُ ﴿٥٩﴾

90. ಅನೇಕ ಮಂದಿ 'ಗ್ರಾಮೀಣ' ಅರಬರೂ ಬಂದರು. ಅವರು ತಮಗೂ ಹಿಂದೆ ಉಳಿದಿರಲು ಅನುಮತಿ ನೀಡಲ್ಪಡಬೇಕೆಂದು ನೆಪ ಹೇಳಿದರು. ಅಲ್ಲಾಹ್ ಮತ್ತು ಅವನ ರಸೂಲರೊಂದಿಗೆ ಈಮಾನಿನ ಸುಳ್ಳು ಕರಾರನ್ನು ಮಾಡಿದ್ದವರು ಹೀಗೆ ಕುಳಿತುಬಿಟ್ಟರು. ಈ ಗ್ರಾಮೀಣರಲ್ಲಿ ಸತ್ಯನಿಷೇಧಿಗಳು ಸದ್ಯವೇ ವೇದನಾಯುಕ್ತ ಶಿಕ್ಷೆಯನ್ನು ಅನುಭವಿಸಲಿರುವರು.

وَجَاءَ الْمُعَذِّرُونَ مِنَ الْأَعْرَابِ لِيُؤْذَنَ
لَهُمْ وَقَعَدَ الَّذِينَ كَذَبُوا اللَّهَ وَرَسُولَهُ
سَيُصِيبُ الَّذِينَ كَفَرُوا مِنْهُمْ عَذَابٌ أَلِيمٌ ﴿٦٠﴾

91. ದುರ್ಬಲರೂ ರೋಗಿಗಳೂ ಧರ್ಮಯುದ್ಧದಲ್ಲಿ ಪಾಲ್ಗೊಳ್ಳಲು ದಾರಿವೆಚ್ಚವೊದಗದವರೂ ನಿಷ್ಕಳಂಕ ಹೃದಯದೊಂದಿಗೆ ಅಲ್ಲಾಹ್ ಮತ್ತು ಅವನ ರಸೂಲರಿಗೆ ನಿಷ್ಠರಾಗಿದ್ದರೆ ಹಿಂದೆ ಉಳಿದು ಬಿಡುವುದರಲ್ಲಿ ಅಡ್ಡಿಯಿಲ್ಲ.³⁵ ಇಂತಹ ಸಜ್ಜನೋತ್ತಮರ ಬಗ್ಗೆ ಆಕ್ಷೇಪಕ್ಕೆ ಅವಕಾಶವಿಲ್ಲ. ಅಲ್ಲಾಹನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

لَيْسَ عَلَى الضُّعَفَاءِ وَلَا عَلَى الْمَرْضَى وَلَا
عَلَى الَّذِينَ لَا يَجِدُونَ مَا يَنْفِقُونَ حَرَجٌ
إِذَا نَصَحُوا لِلَّهِ وَرَسُولِهِ مَا عَلَى
الْمُحْسِنِينَ مِنْ سَبِيلٍ وَاللَّهُ عَفُورٌ رَحِيمٌ ﴿٦١﴾

92. ಇದೇ ರೀತಿಯಲ್ಲಿ ತಾವೇ ಬಂದು ನಮಗೆ ಸವಾರಿಗಾಗಿ ಏನಾದರೂ ಒದಗಿಸಿರೆಂದು ಕೇಳಿಕೊಂಡವರ ಬಗೆಗೂ ಯಾವತ್ತು ಆಕ್ಷೇಪಕ್ಕೆ ಅವಕಾಶವಿಲ್ಲ ಮತ್ತು ನಾನು ನಿಮಗೆ ಸವಾರಿಗಾಗಿ ಒದಗಿಸುವ ಯಾವ ವ್ಯವಸ್ಥೆಯನ್ನೂ ಮಾಡಲಾರೆನೆಂದು ನೀವು ಹೇಳಿದಾಗ ಅವರು ಅಸಹಾಯಕರಾಗಿ ಹಿಂದಿರುಗಿದರು. ಅವರ

وَلَا عَلَى الَّذِينَ إِذَا مَا اتَّوَكَّلُوا لِيْتَهِمَهُمْ
قُلْتُ لَا أَجِدُ مَا أَحْمِلُكُمْ عَلَيْهِ تَوَلَّوْا
وَاعْيُنُهُمْ تَفِيضُ مِنَ الدَّمْعِ حَزَنًا أَلَّا

35. ಮೇಲ್ನೋಟಕ್ಕೆ ನೆಪಗಳನ್ನು ಹೊಂದಿರುವವರ ವೃದ್ಧಾಪ್ಯ, ರೋಗ ಅಥವಾ ಅಸಾಮರ್ಥ್ಯವು ಕ್ಷಮೆಗೆ ಸಾಕಾಗಲಾರದು. ಅವರು ಅಲ್ಲಾಹನ ಮತ್ತು ಪ್ರವಾದಿಯ ನೈಜ ನಿಷ್ಠಾವಂತರಾಗಿದ್ದಾಗ ಮಾತ್ರ ಇದು ಅವರ ಪಾಲಿಗೆ ಕ್ಷಮೆಗೆ ಕಾರಣವಾದೀತು. ಅನ್ಯಥಾ ಕರ್ತವ್ಯ ಪಾಲಿಸಬೇಕಾಗಿದ್ದ ಸಂದರ್ಭದಲ್ಲಿ ಅವನು ಅಸಮರ್ಥನೂ ರೋಗಿಯೂ ಆಗಿದ್ದನೆಂಬ ಕಾರಣಕ್ಕಾಗಿ ಮಾತ್ರ ಯಾರನ್ನೂ ಕ್ಷಮಿಸಲಾಗುವುದಿಲ್ಲ.

<p>ಕಣ್ಣುಗಳಿಂದ ಅಶ್ರುಧಾರೆ ಇಳಿಯುತ್ತಿತ್ತು. ಅವರಿಗೆ ತಮ್ಮ ಸ್ವಂತ ಖರ್ಚಿನಿಂದ ಧರ್ಮಯುದ್ಧದಲ್ಲಿ ಭಾಗವಹಿಸಲು ನಾವು ಶಕ್ತರಾಗಿಲ್ಲವಲ್ಲಾ! ಎಂಬ ಅತೀವ ದುಃಖವಿತ್ತು.</p>	<p>يَجِدُوا مَا يُنْفِقُونَ ﴿١٦﴾</p>
<p>93. ಆದರೆ ಧನಿಕರಾಗಿದ್ದೂ ಧರ್ಮಯುದ್ಧದಲ್ಲಿ ಭಾಗವಹಿಸುವುದರಿಂದ ತಮಗೆ ವಿನಾಯಿತಿ ಕೊಡಬೇಕೆಂದು ನಿಮ್ಮೊಡನೆ ನಿವೇದಿಸಿ ಕೊಂಡವರು ಆಕ್ಷೇಪಾರ್ಹರು. ಅವರು ಮನೆಯೊಳಗಿರುವ ಸ್ತ್ರೀಯರೊಂದಿಗೆ ಸೇರಿಕೊಳ್ಳುವುದನ್ನು ಇಷ್ಟಪಟ್ಟರು. ಅಲ್ಲಾಹನು ಅವರ ಹೃದಯಗಳಿಗೆ ಮುದ್ರೆಯೊತ್ತಿಬಿಟ್ಟನು. ಆದುದರಿಂದ (ಅಲ್ಲಾಹನ ಬಳಿ ಅವರ ವರ್ತನೆಯ ಪರಿಣಾಮ ಯಾವ ರೂಪದಲ್ಲಿ ಹೊರಬೀಳಲಿದೆಯೆಂಬುದು) ಅವರಿಗೆ ತಿಳಿಯುವುದಿಲ್ಲ.</p>	<p>إِنَّمَا السَّبِيلُ عَلَى الَّذِينَ يَسْتَأْذِنُونَكَ وَهُمْ أَغْنِيَاءٌ رَاضُونَ بِأَنْ يَكُونُوا مَعَ الْخَوَالِفِ وَطَبَعَ اللَّهُ عَلَى قُلُوبِهِمْ فَهُمْ لَا يَعْلَمُونَ ﴿١٧﴾</p>
<p>94. *ನೀವು ಹಿಂದಿರುಗಿ ಅವರ ಬಳಿಗೆ ತಲುಪುವಾಗ ಅವರು ತರ ತರದ ನೆಪಗಳನ್ನೊಡ್ಡುವರು. ಆದರೆ, ನೀವು ಸ್ಪಷ್ಟವಾಗಿ (ಹೀಗೆ) ಹೇಳಿಬಿಡಬೇಕು- "ನೆಪಗಳನ್ನೊಡ್ಡಬೇಡಿರಿ. ನಾವು ನಿಮ್ಮ ಯಾವ ಮಾತನ್ನೂ ನಂಬಲಾರೆವು. ಅಲ್ಲಾಹನು ನಮಗೆ ನಿಮ್ಮ ಸ್ಥಿತಿಗತಿಗಳನ್ನು ತಿಳಿಸಿ ಬಿಟ್ಟಿರುವನು. ಇನ್ನು ಅಲ್ಲಾಹ್ ಮತ್ತು ಅವನ ರಸೂಲರು ನಿಮ್ಮ ವರ್ತನೆಯನ್ನು ನೋಡುವರು. ಅನಂತರ ನೀವು ವ್ಯಕ್ತ ಅವ್ಯಕ್ತಗಳನ್ನೆಲ್ಲ ಅರಿಯುವವನ ಕಡೆಗೆ ಮರಳಿಸಲ್ಪಡುವಿರಿ. ಅವನು ನೀವೇನೇನು ಮಾಡುತ್ತಿದ್ದಿರಿ ಎಂಬುದನ್ನು ನಿಮಗೆ ತಿಳಿಸುವನು."</p>	<p>يَعْتَنِرُونَ إِلَيْكُمْ إِذَا رَجَعْتُمْ إِلَيْهِمْ قُلْ لَا تَعْتَنِرُوا كُنْتُمْ مِنْكُمْ قَدْ بَيَّنَّا اللَّهُ مِنْ أَحْبَابِكُمْ وَسَيَّرَى اللَّهُ عَمَلَكُمْ وَرَسُولُهُ ثُمَّ تُرَدُّونَ إِلَىٰ عِلْمِ الْغَيْبِ وَالشَّهَادَةِ فَيُنبِّئُكُمْ بِمَا كُنْتُمْ تَعْمَلُونَ ﴿١٨﴾</p>
<p>95. ನೀವು ಮರಳುವಾಗ ಅವರನ್ನು ನೀವು ಬಿಟ್ಟುಬಿಡಬೇಕೆಂದು ಅವರು ನಿಮ್ಮ ಮುಂದೆ ಅಲ್ಲಾಹನಾಣೆಗಳನ್ನು ಹಾಕುವರು. ಆ ಪ್ರಕಾರ ಅವರನ್ನು ನೀವು ಬಿಟ್ಟೇ ಬಿಡಿರಿ. ಏಕೆಂದರೆ, ಅವರು ಮಾಲಿನ್ಯವಾಗಿರುತ್ತಾರೆ ಮತ್ತು ಅವರ ನಿಜವಾದ ವಾಸಸ್ಥಾನ ನರಕ. ಅದು ಅವರು ಗಳಿಸಿದುದರ ಫಲವಾಗಿ ಅವರಿಗೆ ಸಿಗುವುದು.</p>	<p>سَيَحْلِفُونَ بِاللَّهِ لَكُمْ إِذَا انْقَلَبْتُمْ إِلَيْهِمْ لَتَعْرِضُوا عَنْهُمْ فَأَعْرِضُوا عَنْهُمْ إِنَّهُمْ رَاحِسُونَ وَمَا لَهُمْ جَهَنَّمَ جَزَاءً بِمَا كَانُوا يَكْسِبُونَ ﴿١٩﴾</p>
<p>96. ನೀವು ಅವರೊಂದಿಗೆ ಪ್ರಸನ್ನರಾಗಬೇಕೆಂದು ಅವರು ನಿಮ್ಮ ಮುಂದೆ ಆಣೆಗಳನ್ನು ಹಾಕುವರು. ವಸ್ತುತಃ ನೀವು ಅವರೊಂದಿಗೆ ಪ್ರಸನ್ನರಾಗಿಬಿಟ್ಟರೂ ಅಲ್ಲಾಹನು ಎಂದೆಂದಿಗೂ ಇಂತಹ ಕರ್ಮಭ್ರಷ್ಟರೊಂದಿಗೆ ಪ್ರಸನ್ನನಾಗಲಾರನು.</p>	<p>يَحْلِفُونَ لَكُمْ لِتَرْضَوْا عَنْهُمْ فَإِنْ تَرْضَوْا عَنْهُمْ فَإِنَّ اللَّهَ لَا يَرْضَىٰ عَنِ الْقَوْمِ الْفَاسِقِينَ ﴿٢٠﴾</p>
<p>*ಇಲ್ಲಿಂದ 11ನೆಯ ಕಾಂಡ ಆರಂಭ.</p>	

97. ಈ ಬದವೀ ಅರಬರು ಸತ್ಯನಿಷೇಧದಲ್ಲಿಯೂ ಕಾಪಟ್ಟಲ್ಲಿಯೂ ಅತಿ ಕಠೋರರಾಗಿದ್ದಾರೆ. ಅಲ್ಲಾಹನು ತನ್ನ ರಸೂಲರ ಮೇಲೆ ಅವತೀರ್ಣಗೊಳಿಸಿದ ಧರ್ಮದ ಮೇರೆಗಳ ಬಗ್ಗೆ ಅವರು ಅಜ್ಞರಾಗಿರುವ ಸಂಭವವೇ ಹೆಚ್ಚು.³⁶ ಅಲ್ಲಾಹನು ಸರ್ವಜ್ಞನೂ ಮಹಾ ಧೀಮಂತನೂ ಆಗಿರುತ್ತಾನೆ.

الْأَعْرَابُ أَشَدُّ كُفْرًا وَنِفَاقًا وَأَجْدَرُ أَلَّا يَعْلَمُوا حُدُودَ مَا أَنْزَلَ اللَّهُ عَلَى رَسُولِهِ ۗ وَاللَّهُ عَلِيمٌ حَكِيمٌ ﴿١٠﴾

98. ಅಲ್ಲಾಹನ ಮಾರ್ಗದಲ್ಲಿ ಒಂದಿಷ್ಟು ಖರ್ಚು ಮಾಡಿದರೂ ಅದನ್ನು ಬಲಾತ್ಕಾರದ ದಂಡನೆಯೆಂದು ತಿಳಿದುಕೊಳ್ಳುವವರೂ ಈ ಬದವೀ ಅರಬರಲ್ಲಿದ್ದಾರೆ ಮತ್ತು (ನೀವು ಯಾವುದಾದರೊಂದು ವಿಷಯದಲ್ಲಿ ಸಿಕ್ಕಿಬಿಟ್ಟರೆ ನೀವು ಅವರನ್ನು ಬಿಗಿದಿರುವ ಈ ವ್ಯವಸ್ಥೆಯ ವಿಧೇಯತೆಯ ನೋಗವನ್ನು ತಮ್ಮ ಕೊರಳಿನಿಂದ ತೆಗೆದಸೆದುಬಿಡಬಹುದೆಂದು ಭಾವಿಸಿ) ನಿಮ್ಮ ಬಗ್ಗೆ ಕಾಲಚಕ್ರದ ಉರುಳಾಟವನ್ನು ನಿರೀಕ್ಷಿಸುತ್ತಾರೆ. ವಸ್ತುತಃ ಕೆಡುಕಿನ ಚಕ್ರವು ಅವರ ಮೇಲೆಯೇ ಉರುಳಿದೆ. ಅಲ್ಲಾಹನು ಸರ್ವಶ್ರುತನೂ ಸರ್ವಜ್ಞನೂ ಆಗಿರುತ್ತಾನೆ.

وَمِنَ الْأَعْرَابِ مَنْ يَتَّخِذُ مَا يُنْفِقُ مَغْرَمًا وَيَتَرَبَّصُّ بِكُمُ الدَّآئِرَ ۗ وَاللَّهُ سَمِيعٌ عَلِيمٌ ﴿١٠﴾

99. ಈ ಬದವೀ ಅರಬರಲ್ಲೇ ಅಲ್ಲಾಹ್ ಮತ್ತು ಅಂತಿಮ ದಿನದ ಮೇಲೆ ವಿಶ್ವಾಸವಿಡುವವರೂ ಕೆಲವರಿದ್ದಾರೆ. ಅವರು ತಾವು ಖರ್ಚು ಮಾಡುವುದನ್ನು ಅಲ್ಲಾಹನ ಸಾಮೀಪ್ಯ ಮತ್ತು ರಸೂಲರ ಕಡೆಯಿಂದ ಕೃಪಾಶೀರ್ವಾದ ಪಡೆಯುವ ಸಾಧನವನ್ನಾಗಿ ಮಾಡುತ್ತಾರೆ. ಅಹುದು, ಅದು ಅವರಿಗೆ ನಿಜಕ್ಕೂ ಸಾಮೀಪ್ಯದ ಸಾಧನವಾಗಿದೆ ಮತ್ತು ಅಲ್ಲಾಹ್ ನಿಶ್ಚಯವಾಗಿಯೂ ಅವರನ್ನು ತನ್ನ ಕರುಣೆಯೊಳಗೆ ಪ್ರವೇಶಗೊಳಿಸುವನು. ನಿಶ್ಚಯವಾಗಿಯೂ ಅಲ್ಲಾಹನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

وَمِنَ الْأَعْرَابِ مَنْ يُؤْمِنُ بِاللَّهِ وَالْيَوْمِ الْآخِرِ وَيَتَّخِذُ مَا يُنْفِقُ قُرْبًا ۗ عِنْدَ اللَّهِ وَصَلَاتِ الرَّسُولِ ۗ أَلَا إِنَّهَا قُرْبَةٌ لَّهُمْ سَيُدْخِلُهُمُ اللَّهُ فِي رَحْمَتِهِ ۗ إِنَّ اللَّهَ غَفُورٌ رَحِيمٌ ﴿١١﴾

36. ಬದವಿ ಅರಬರು ಎಂದರೆ ಮದೀನಾ ಸುತ್ತಮುತ್ತಲಿನ ಗ್ರಾಮೀಣ ಮತ್ತು ಮರುಭೂಮಿ ಪ್ರದೇಶದಲ್ಲಿ ವಾಸಿಸುವ ಅರಬರಾಗಿದ್ದಾರೆ. ಇವರು ಮದೀನಾದಲ್ಲಿ ಪ್ರಬಲ ಮತ್ತು ಸುವ್ಯವಸ್ಥಿತವಾದ ಶಕ್ತಿಯೊಂದು ಉದಯವಾಗುತ್ತಿರುವುದನ್ನು ಕಂಡು ಮೊದಲು ಅದಕ್ಕೆ ಮಾರು ಹೋದರು. ಆದರೆ ಅನಂತರ ಇಸ್ಲಾಮ್ ಮತ್ತು ಸತ್ಯನಿಷೇಧದ ಸಂಘರ್ಷಗಳ ಸಂದರ್ಭದಲ್ಲಿ ಒಂದು ಅವಧಿಯ ತನಕ ಅವರು ಸಂದರ್ಭ ಸಾಧಕತನದ ಧೋರಣೆ ಅನುಸರಿಸಿದರು. ಅನಂತರ ಇಸ್ಲಾಮಿ ಸರಕಾರದ ಪ್ರಾಬಲ್ಯ ನಜ್ಡ್ ಮತ್ತು ಹಿಜಾಝ್‌ನ ಒಂದು ದೊಡ್ಡ ಭಾಗದಲ್ಲಿ ವ್ಯಾಪಿಸಿ, ವಿರೋಧಿ ಶಕ್ತಿಗಳ ಪ್ರಾಬಲ್ಯ ಕೊನೆಗೊಳ್ಳತೊಡಗಿದಾಗ, ಇನ್ನು ಇಸ್ಲಾಮಿನ ವರ್ತುಲದೊಳಕ್ಕೆ ಪ್ರವೇಶಿಸುವುದರಲ್ಲೇ ಹಿತವಿದೆ ಎಂದು ಅವರು ಭಾವಿಸಿದರು. ವಿಶ್ವಾಸ ತಂದಿದ್ದ ಮತ್ತು ಪ್ರಾಮಾಣಿಕವಾಗಿ ಅದರ ಬೇಡಿಕೆಗಳನ್ನು ಈಡೇರಿಸಲು ಸನ್ನದ್ಧರಾಗಿದ್ದ ಕೆಲವು ಮಂದಿಯೂ ಅವರಲ್ಲಿದ್ದರು. ಅವರ ಪ್ರಸ್ತುತ ಪರಿಸ್ಥಿತಿಯನ್ನೇ ಈ ಸೂಕ್ತದಲ್ಲಿ ವರ್ಣಿಸಲಾಗಿದೆ. ಅರ್ಥಾತ್ ಪಟ್ಟಣದವರಿಗೆ ಹೋಲಿಸಿದರೆ ಈ ಗ್ರಾಮ ಮರುಭೂಮಿಯ ನಿವಾಸಿಗಳು ಹೆಚ್ಚು ಕಾಪಟ್ಟಿದ ಧೋರಣೆಯನ್ನು ಹೊಂದಿದ್ದಾರೆ. ಸತ್ಯವನ್ನು ನಿರಾಕರಿಸುವ ಭಾವ ಅವರಲ್ಲಿ ಹೆಚ್ಚು ಕಂಡು ಬರುತ್ತದೆ. ಅನಂತರ ಅದರ ಕಾರಣವನ್ನೂ ವಿವರಿಸಲಾಗಿದೆ. ಪಟ್ಟಣದವರು ಜ್ಞಾನಿಗಳು ಮತ್ತು ಸತ್ಯದ ವಾಹಕರ ಸಹವಾಸದಿಂದ ಧರ್ಮ ಮತ್ತು ಅದರ ಮೇರೆಗಳ ಬಗ್ಗೆ ತಿಳುವಳಿಕೆಯನ್ನು ಗಳಿಸುತ್ತಾರೆ. ಆದರೆ ಬದವೀಗಳು ಹೊಟ್ಟೆ ಹೊರೆಯಲಿಕ್ಕಾಗಿ ಬದುಕುವ ಪ್ರಾಣಿಗಳಂತೆ ಸಮಸ್ತ ಜೀವನವನ್ನು ರಾತ್ರಿ ಹಗಲೆನ್ನದೆ ಜೀವನಾಧಾರ ಸಂಪಾದಿಸುವುದಕ್ಕಾಗಿ ಮುಡಿಪಾಗಿಡುತ್ತಾರೆ. ಪ್ರಾಣಿ ಸದೃಶ ಜೀವನಕ್ರಿಯೆ ಉನ್ನತವಾದ ಯಾವುದೇ ವಿಚಾರಗಳ ಬಗ್ಗೆ ಗಮನಹರಿಸಲಿಕ್ಕೂ ಅವರಿಗೆ ಅವಕಾಶ ದೊರೆಯುವುದಿಲ್ಲ. ಆದ್ದರಿಂದ ಧರ್ಮ ಮತ್ತು ಅದರ ಮೇರೆಗಳ ಬಗ್ಗೆ ಅವರು ಅಜ್ಞರಾಗಿರುವ ಸಾಧ್ಯತೆಗಳು ಹೆಚ್ಚಿವೆ. ಮುಂದೆ 122ನೆಯ ಸೂಕ್ತದಲ್ಲಿ ಅವರ ಈ ರೋಗಕ್ಕೆ ನಿವಾರಣೋಪಾಯವನ್ನು ಸೂಚಿಸಲಾಗಿದೆ.

100. ಈಮಾನಿನ ಕರಗೆ ಓಗೊಡುವುದರಲ್ಲಿ ಮೊದಲಿಗರಾದ ಮುಹಾಜಿರ್ ಮತ್ತು ಅನ್ನಾರರೊಂದಿಗೂ ಅನಂತರ ಸತ್ಯಸಂಧತೆಯೊಂದಿಗೆ ಅವರನ್ನು ಹಿಂಬಾಲಿಸಿದವರೊಂದಿಗೂ ಅಲ್ಲಾಹನು ಪ್ರಸನ್ನನಾದನು ಮತ್ತು ಅಲ್ಲಾಹನೊಂದಿಗೆ ಅವರು ಪ್ರಸನ್ನರಾದರು. ಅಲ್ಲಾಹ್ ಅವರಿಗಾಗಿ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವಂತಹ ಸ್ವರ್ಗೋದ್ಯಾನಗಳನ್ನು ಸಿದ್ಧಗೊಳಿಸಿಟ್ಟಿರುತ್ತಾನೆ. ಅವುಗಳಲ್ಲಿ ಅವರು ಸದಾ ವಾಸಿಸುತ್ತಿರುವರು. ಇದುವೇ ಅತ್ಯಂತ ಭವ್ಯ ಯಶಸ್ಸು.

وَالشَّيْقُونَ الْأَوَّلُونَ مِنَ الْمُهِجِرِينَ
وَالْأَنْصَارِ وَالَّذِينَ اتَّبَعُوهُمْ بِإِحْسَانٍ
رَضِيَ اللَّهُ عَنْهُمْ وَرَضُوا عَنْهُ وَأَعَدَّ
لَهُمْ جَنَّاتٍ تَجْرِي تَحْتِهَا الْأَنْهَارُ خَالِدِينَ
فِيهَا أَبَدًا ذَلِكَ الْفَوْزُ الْعَظِيمُ ﴿١٠٠﴾

101. ನಿಮ್ಮ ಆಸುಪಾಸಿನಲ್ಲಿರುವ ಬದವೀಯರಲ್ಲಿ ಅನೇಕ ಕಪಟ ವಿಶ್ವಾಸಿಗಳಿದ್ದಾರೆ. ಅದೇ ರೀತಿಯಲ್ಲಿ ಮದೀನಾ ವಾಸಿಗಳಲ್ಲಿಯೂ ಕಪಟವಿಶ್ವಾಸಿಗಳಿದ್ದಾರೆ. ಅವರು ಕಾಪಟ್ಟದಲ್ಲಿ ನಿರೀಕ್ಷಿಸುವಂತೆ ದ್ದಾರೆ. ನೀವು ಅವರನ್ನು ಅರಿತಿಲ್ಲ. ನಾವು ಅವರನ್ನು ಅರಿತಿದ್ದೇವೆ. ನಾವು ಅವರಿಗೆ ಇಮ್ಮಡಿ ಶಿಕ್ಷೆ ಕೊಡುವ ಕಾಲ ಸಮೀಪವಿದೆ. ಅನಂತರ ಅವರು ಬಹುದೊಡ್ಡ ಶಿಕ್ಷೆಗಾಗಿ ಮರಳಿ ತರಲ್ಪಡುವರು.

وَمِمَّنْ حَوْلَكُم مِّنَ الْأَعْرَابِ مُنْفِقُونَ
وَمِنَ أَهْلِ الْمَدِينَةِ مَرَدُوا عَلَى
النِّفَاقِ لَا تَعْلَمُهُمْ نَحْنُ نَعْلَمُهُمْ
سَعَدْنَا بِهِمْ مَّرَتَيْنِ ثُمَّ يُرَدُّونَ إِلَى
عَذَابٍ عَظِيمٍ ﴿١٠١﴾

102. ತಮ್ಮ ಅಪರಾಧಗಳನ್ನು ಒಪ್ಪಿಕೊಂಡಂತಹ ಬೇರೆ ಕೆಲವರಿದ್ದಾರೆ. ಅವರ ಕರ್ಮ ಸಮೀಪವಾಗಿದೆ. ಸ್ವಲ್ಪ ಸತ್ಕರ್ಮ ಮತ್ತು ಸ್ವಲ್ಪ ದುಷ್ಕರ್ಮ. ಅಲ್ಲಾಹ್ ಅವರ ಮೇಲೆ ಪುನಃ ದಯೆ ತೋರಲೂ ಸಾಕು. ಏಕೆಂದರೆ ಅವನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

وَأَخْرَجُوا عَتَرُوا بِإِذْنِ نُوَيْبِهِمْ خَلَطُوا
عَمَلًا صَالِحًا وَآخَرَ سَيِّئًا عَسَى اللَّهُ أَن
يَتُوبَ عَلَيْهِمْ إِنَّ اللَّهَ غَفُورٌ رَّحِيمٌ ﴿١٠٢﴾

103. ಓ ಪೈಗಂಬರರೇ, ನೀವು ಅವರ ಸಂಪತ್ತುಗಳಿಂದ 'ದಾನ ಧರ್ಮ'ಗಳನ್ನು ಪಡೆದು ಅವರನ್ನು ಶುದ್ಧೀಕರಿಸಿ ಮತ್ತು (ಸನ್ಮಾರ್ಗದಲ್ಲಿ) ಅವರನ್ನು ಮುಂದುವರಿಸಿ ಮತ್ತು ಅವರಿಗಾಗಿ ಪ್ರಾರ್ಥಿಸಿ. ಏಕೆಂದರೆ, ನಿಮ್ಮ ಪ್ರಾರ್ಥನೆಯು ಅವರ ಮನಶ್ಚಾಂತಿಗೆ ಕಾರಣವಾಗುವುದು. ಅಲ್ಲಾಹನು ಸರ್ವಶ್ರುತನೂ ಸರ್ವಜ್ಞನೂ ಆಗಿರುತ್ತಾನೆ.

خُذْ مِنْ أَمْوَالِهِمْ صَدَقَةً تُطَهِّرُهُمْ
وَتُزَكِّيَهُمْ بِهَا وَصَلِّ عَلَيْهِمْ إِنَّ صَلَاتَكَ
سَكَنٌ لَهُمْ وَاللَّهُ سَمِيعٌ عَلِيمٌ ﴿١٠٣﴾

104. ಅಲ್ಲಾಹ್ ತನ್ನ ದಾಸರ ಪಶ್ಚಾತ್ತಾಪವನ್ನು ಸ್ವೀಕರಿಸುವವನೂ ಅವರ ದಾನಗಳಿಗೆ ಸ್ವೀಕಾರ ನೀಡುವವನೂ ಅತ್ಯಧಿಕ ಕ್ಷಮಿಸುವವನೂ ಕರುಣಾನಿಧಿಯೂ ಆಗಿರುತ್ತಾನೆಂದು ಅವರಿಗೆ ತಿಳಿದಿಲ್ಲವೇ?

أَلَمْ يَعْلَمُوا أَنَّ اللَّهَ هُوَ يَقْبَلُ التَّوْبَةَ
عَنْ عِبَادِهِ وَيَأْخُذُ الصَّدَقَاتِ وَأَنَّ اللَّهَ
هُوَ التَّوَّابُ الرَّحِيمُ ﴿١٠٤﴾

105. ಓ ಪೈಗಂಬರರೇ, ಅವರೊಡನೆ ಹೇಳಿರಿ, "ನೀವು ಪ್ರವರ್ತಿಸಿರಿ. ನಿಮ್ಮ ವರ್ತನೆ ಈಗ ಹೇಗಿರುತ್ತದೆಂದು ಅಲ್ಲಾಹ್, ಅವನ ರಸೂಲ್ ಮತ್ತು ಸತ್ಯವಿಶ್ವಾಸಿಗಳು ವೀಕ್ಷಿಸುವರು. ಆ ಬಳಿಕ ಪ್ರತ್ಯಕ್ಷ ಮತ್ತು ರಹಸ್ಯಗಳೆಲ್ಲವನ್ನೂ ಅರಿಯುವಾತನ ಕಡೆಗೆ ನೀವು ಮರಳಿಸಲ್ಪಡುವಿರಿ. ನೀವೇನು ಮಾಡುತ್ತಲಿದ್ದಿರೆಂಬುದನ್ನು ಅವನು ನಿಮಗೆ ತೋರಿಸಿ ಕೊಡುವನು."

وَقُلِ اعْمَلُوا فَسَيَرَى اللَّهُ عَمَلَكُمْ
وَرَسُولُهُ وَالْمُؤْمِنُونَ وَسَتُرَدُّونَ إِلَى
عَلِيمِ الْغَيْبِ وَالشَّهَادَةِ فَيُنَبِّئُكُمْ بِمَا
كُنْتُمْ تَعْمَلُونَ ﴿١٠٥﴾

106. ಇನ್ನು ಕೆಲವರಿದ್ದಾರೆ. ಅವರ ಪ್ರಕರಣವು ಇನ್ನೂ ಅಲ್ಲಾಹನ ಆಜ್ಞೆಯನ್ನು ಅವಲಂಬಿಸಿದೆ. ಅವನು ಇಷ್ಟಪಟ್ಟರೆ ಅವರಿಗೆ ಶಿಕ್ಷೆ ಕೊಡಬಹುದು. ಇಷ್ಟಪಟ್ಟರೆ ಅವರ ಮೇಲೆ ಪುನಃ ದಯೆತೋರಲೂ ಬಹುದು. ಅಲ್ಲಾಹನು ಸರ್ವಜ್ಞನೂ ಯುಕ್ತಪೂರ್ಣನೂ ಆಗಿರುತ್ತಾನೆ.

وَآخَرُونَ مُّرْجُونَ إِلَى اللَّهِ أِمَّا يَعْتَدُونَ
وَأِمَّا يَتُوبُ عَلَيْهِمْ وَاللَّهُ عَلِيمٌ حَكِيمٌ ﴿١٠٦﴾

107. ಒಂದು ಮಸೀದಿ ಕಟ್ಟಿಸಿದ ಕೆಲವರಿದ್ದಾರೆ. ಅವರು ಅದನ್ನು (ಸತ್ಯಾಹ್ವಾನಕ್ಕೆ) ಹಾನಿಯನ್ನುಂಟು ಮಾಡಲಿಕ್ಕೂ (ಅಲ್ಲಾಹನ ದಾಸ್ಯ-ಆರಾಧನೆ ಮಾಡುವ ಬದಲಿಗೆ) ಸತ್ಯವನ್ನು ನಿಷೇಧಿಸಲಿಕ್ಕೂ ಸತ್ಯವಿಶ್ವಾಸಿಗಳೊಳಗೆ ಒಡಕನ್ನುಂಟು ಮಾಡಲಿಕ್ಕೂ (ಈ ತೋರಿಕೆಯ ಆರಾಧನಾಲಯವನ್ನು) ಈ ಮುಂಚೆ ಅಲ್ಲಾಹ್ ಮತ್ತು ಅವನ ರಸೂಲರ ವಿರುದ್ಧ ಯುದ್ಧಾಸಕ್ತನಾಗಿದ್ದವನಿಗೆ ಹೊಂಚುಡಾಣವನ್ನಾಡಿರುವ ಉದ್ದೇಶದಿಂದ ಕಟ್ಟಿಸಿರುತ್ತಾರೆ. ನಮ್ಮ ಉದ್ದೇಶವು ಒಳ್ಳೆಯದಾಗಿದ್ದಿತೇ ವಿನಾ ಇನ್ನಾವುದೂ ಇರಲಿಲ್ಲವೆಂದು ಅವರು ಖಂಡಿತವಾಗಿಯೂ ಪ್ರಮಾಣ ಮಾಡುತ್ತ ಹೇಳುವರು. ಆದರೆ ಅವರು ಸುಳ್ಳುಗಾರರೆಂಬುದಕ್ಕೆ ಅಲ್ಲಾಹನು ಸಾಕ್ಷಿಯಾಗಿದ್ದಾನೆ.

وَالَّذِينَ اتَّخَذُوا مَسْجِدًا ضِرًّا ۖ وَكُفْرًا ۖ وَتَفْرِيْقًا بَيْنَ الْمُؤْمِنِينَ ۖ وَرِضَادًا لِّبَنِي حَارَبِ اللَّهِ ۖ وَاللَّهُ مِنْ قَبْلُ
وَكَيْلٌ ۚ إِنَّ آسَدَنَا إِلَّا الْحُسَيْنُ ۖ وَاللَّهُ يَشْهَدُ إِنَّهُمْ لَكَاذِبُونَ ﴿١٠٧﴾

108. ನೀವು ಎಷ್ಟು ಮಾತ್ರಕ್ಕೂ ಆ ಕಟ್ಟಡದೊಳಗೆ ನಿಲ್ಲಬಾರದು. ಆರಂಭದ ದಿನದಿಂದಲೇ ಧರ್ಮನಿಷ್ಠೆಯ ಮೇಲೆ ಸ್ಥಾಪಿತಗೊಂಡಿರುವ ಮಸೀದಿಯೇ (ಆರಾಧನೆಗಾಗಿ) ನಿಲ್ಲಲು ಯೋಗ್ಯವಾದುದು. ಶುದ್ಧವಾಗಿರಬೇಕೆಂದು ಇಚ್ಛಿಸುವವರು ಅದರಲ್ಲಿ ಇರುತ್ತಾರೆ. ಶುದ್ಧತೆಯನ್ನು ಪಾಲಿಸುವವರೇ ಅಲ್ಲಾಹನಿಗೆ ಇಷ್ಟವುಳ್ಳವರು.³⁷

لَا تَقُمْ فِيهِ أَبَدًا ۚ لَسَجِدٌ أَتَّسَّ
عَلَى التَّقْوَى ۖ مِنْ أَوَّلِ يَوْمٍ أَحَقُّ أَنْ
تَقُومَ فِيهِ ۚ فِيهِ رَجَالٌ بُحْبُورُونَ ۚ
يَتَّبِعُهُمُ الْوَأْدُ ۚ وَاللَّهُ يُحِبُّ الْمُطَهَّرِينَ ﴿١٠٨﴾

37. ಮದೀನಾದಲ್ಲಿ ಆಗ ಎರಡು ಮಸೀದಿಗಳಿದ್ದವು. ಒಂದು ಕುಬಾ ಮಸೀದಿ ಅದು ನಗರದ ಹೊರವಲಯದಲ್ಲಿದ್ದು. ಇನ್ನೊಂದು ಮಸ್ಜಿದುನ್ನಬವಿ ಅದು ನಗರದ ಒಳಭಾಗದಲ್ಲಿದ್ದು. ಈ ಎರಡು ಮಸೀದಿಗಳಿರುವಾಗ ಮೂರನೆಯ ಮಸೀದಿಯನ್ನು ಕಟ್ಟುವ ಅವಶ್ಯಕತೆ

109. ತನ್ನ ಕಟ್ಟಡದ ಬುನಾದಿಯನ್ನು ಅಲ್ಲಾಹನ ಭಯ ಮತ್ತು ಅವನ ಸಂಪ್ರೀತಿಯ ಅಪೇಕ್ಷೆಯ ಮೇಲಿರಿಸಿದವನು ಉತ್ತಮನೋ ಅಥವಾ ತನ್ನ ಕಟ್ಟಡವನ್ನು ಒಂದು ಕಣಿವೆಯ ಟೊಳ್ಳಾದ ಅಸ್ಥಿರ ಅಂಚಿನಲ್ಲಿ ಕಟ್ಟಿಸಿದ್ದು ಅದರ ಸಹಿತ ನೆಟ್ಟಗೆ ನರಕಾಗ್ನಿಯಲ್ಲಿ ಹೋಗಿ ಬಿದ್ದವನೋ? ಅಲ್ಲಾಹನು ಇಂತಹ ಅಕ್ರಮಿಗಳಿಗೆ ಎಂದೆಂದಿಗೂ ನೇರಮಾರ್ಗವನ್ನು ತೋರಿಸುವುದಿಲ್ಲ.

أَكْمَنَ أَسَسَ بُنْيَانَهُ عَلَى تَفْوَى مِنَ
اللَّهِ وَرِضْوَانٍ خَيْرٍ أَمْ مَنَ أَسَسَ بُنْيَانَهُ
عَلَى شَفَا جُرُفٍ هَايَرٍ فَانْهَارَ بِهِ فِي نَارِ
جَهَنَّمَ وَاللَّهُ لَا يَهْدِي الْقَوْمَ الظَّالِمِينَ ﴿١٠٩﴾

110. ಅವರು ನಿರ್ಮಿಸಿದ ಕಟ್ಟಡವು ಅವರ ಹೃದಯದಲ್ಲಿ ಸದಾ ಸಂದೇಹದ ಮೂಲವಾಗಿ ಉಳಿಯುವುದು. ಅವರ ಹೃದಯಗಳೇ ಚೂರುಚೂರಾಗಬೇಕೇ ವಿನಾ (ಅದರೊಳಗಿಂದ ಪಾರಾಗುವ ಬೇರಾವ ದಾರಿಯೂ ಇಲ್ಲ.) ಅಲ್ಲಾಹನು ಸರ್ವಜ್ಞನೂ ಯುಕ್ತಿ ಪೂರ್ಣನೂ ಆಗಿರುತ್ತಾನೆ.

لَا يَزَالُ بُنْيَانُهُمُ الَّذِي بَنَوْا رِيبَةً فِي
قُلُوبِهِمْ إِلَّا أَنْ تَقَطَّعَ قُلُوبُهُمْ وَاللَّهُ
عَلِيمٌ حَكِيمٌ ﴿١١٠﴾

111. ವಾಸ್ತವದಲ್ಲಿ ಅಲ್ಲಾಹನು ಸತ್ಯವಿಶ್ವಾಸಿಗಳಿಂದ ಅವರ ತನು-ಧನಗಳನ್ನು ಸ್ವರ್ಗದ ಬದಲಿಗೆ ಖರೀದಿ ಮಾಡಿರುತ್ತಾನೆ.³⁸ ಅವರು ಅಲ್ಲಾಹನ ಮಾರ್ಗದಲ್ಲಿ ಹೋರಾಡುತ್ತಾರೆ, ವಧಿಸುತ್ತಾರೆ ಮತ್ತು ವಧಿಸಲ್ಪಡುತ್ತಾರೆ. ತೌರಾತ್, ಇಂಜೀಲ್ ಮತ್ತು ಕುರ್ಆನಿನಲ್ಲಿ ಅವರೊಡನೆ (ಮಾಡಲಾದ, ಸ್ವರ್ಗದ ವಾಗ್ದಾನವು) ಅಲ್ಲಾಹನ ಹೊಣೆಯಲ್ಲಿರುವ ದೃಢ ವಾಗ್ದಾನವಾಗಿದೆ. ಅಲ್ಲಾಹನಿಗಿಂತ ಮಿಗಿಲಾಗಿ ತನ್ನ ವಾಗ್ದಾನ ಪೂರೈಸುವವನು ಯಾರಿದ್ದಾನೆ? ಆದುದರಿಂದ ನೀವು ಆತನೊಂದಿಗೆ ಮಾಡಿಕೊಂಡಿರುವ ವ್ಯವಹಾರಕ್ಕಾಗಿ ಸಂತೋಷಪಡಿರಿ. ಇದುವೇ ಅತ್ಯಂತ ಹಿರಿಯ ವಿಜಯವಾಗಿದೆ.

إِنَّ اللَّهَ اشْتَرَى مِنَ الْمُؤْمِنِينَ أَنْفُسَهُمْ
وَأَمْوَالَهُمْ بِأَنْ لَهُمُ الْجَنَّةَ يُقَاتِلُونَ
فِي سَبِيلِ اللَّهِ فَيَقْتُلُونَ وَيُقْتَلُونَ وَعَدًّا
عَلَيْهِمْ حَقًّا فِي التَّوَارِيثِ وَالْإِنْجِيلِ وَالْ
قُرْآنِ وَمَنْ أَوْفَى بِعَهْدِهِ مِنَ اللَّهِ
فَأَسْتَبْشِرُوا بَبَيْعِكُمُ الَّذِي بَايَعْتُمْ بِهِ
وَذَلِكَ هُوَ الْقَوْمُ الْعَظِيمُ ﴿١١١﴾

112. ಅಲ್ಲಾಹನ ಕಡೆಗೆ ಪದೇ ಪದೇ ಮರಳುವವರು,³⁹ ಅವನ

الَّذِينَ يَبُوءُونَ الْعَيْدُونَ وَالْحَيْدُونَ السَّاعُونَ

ಇರಲಿಲ್ಲ. ಆದರೆ ಕಪಟವಿಶ್ವಾಸಿಗಳು ಒಂದು ನೆಪವನ್ನು ಹುಡುಕಿ ತೆಗೆದರು. ಮಳೆಯ ವೇಳೆ ಮತ್ತು ಚಳಿಗಾಲದ ರಾತ್ರಿಗಳಲ್ಲಿ ಸಾಮಾನ್ಯ ಜನರಿಗೆ ವಿಶೇಷವಾಗಿ ಆ ಮಸೀದಿಗಳಿಂದ ದೂರದಲ್ಲಿ ವಾಸಿಸುವ ಮುದುಕರು ಮತ್ತು ವಿಕಲಾಂಗರಿಗೆ ಐದು ಹೊತ್ತಿನ ನಮಾಝಿಗೆ ಹಾಜರಾಗುವುದು ಕಷ್ಟವಾಗುತ್ತದೆ. ಆದ್ದರಿಂದ ನಮಾಝಿಗಳ ಸೌಲಭ್ಯಕ್ಕಾಗಿ ಈ ಮಸೀದಿಯನ್ನು ನಿರ್ಮಿಸ ಬಯಸುತ್ತೇವೆ ಎಂದು ಹೇಳಿ ಅವರು ಮಸೀದಿಯ ನಿರ್ಮಾಣಕ್ಕೆ ಅನುಮತಿ ಪಡೆದರು. ಅನಂತರ ಅದನ್ನು ತಮ್ಮ ಸಂಚುಗಳ ಕೇಂದ್ರವನ್ನಾಗಿ ಮಾಡಿದರು. ಪ್ರವಾದಿವರ್ಯರನ್ನು(ಸ) ವಂಚಿಸಿ ಅವರಿಂದಲೇ ಅದರ ಉದ್ಘಾಟನೆ ಮಾಡಿಸಬೇಕೆಂದು ಅವರು ಬಯಸಿದ್ದರು. ಆದರೆ ಅಲ್ಲಾಹನು ಪ್ರವಾದಿವರ್ಯರಿಗೆ(ಸ) ಅವರ ಸಂಕಲ್ಪಗಳ ಬಗ್ಗೆ ಮೊದಲೇ ತಿಳಿಸಿದನು. ಆದ್ದರಿಂದ ತಬೂಕ್‌ನಿಂದ ಮರಳಿದ ಬಳಿಕ ಪ್ರವಾದಿವರ್ಯರು(ಸ) 'ಮಸ್ಜಿದುರ್ರಿಠಾ' ಎಂಬ ಆ ಮಸೀದಿಯನ್ನು ಧ್ವಂಸಗೊಳಿಸಿದರು.

38. ಇಲ್ಲಿ ದೇವನ ಮತ್ತು ದಾಸನ ನಡುವೆ ಇರುವ ಸತ್ಯವಿಶ್ವಾಸದ ವ್ಯವಹಾರವನ್ನು 'ಬೈಆ' (ವ್ಯಾಪಾರ) ಎನ್ನಲಾಗಿದೆ. ಅರ್ಥಾತ್ ಸತ್ಯವಿಶ್ವಾಸ ಒಂದು ಒಪ್ಪಂದವಾಗಿದೆ. ಅದರ ಪ್ರಕಾರ ದಾಸ ತನ್ನ ದೇಹ ಮತ್ತು ಸೊತ್ತನ್ನು ದೇವನಿಗೆ ಮಾರಾಟಮಾಡುತ್ತಾನೆ. ಅದಕ್ಕೆ ಪ್ರತಿಯಾಗಿ ಮರಣೋತ್ತರ ಜೀವನದಲ್ಲಿ ಸ್ವರ್ಗವನ್ನು ನೀಡಲಾಗುವುದು ಎಂಬ ಆಶ್ವಾಸನೆಯನ್ನು ಅವನು ಸ್ವೀಕರಿಸಿಕೊಳ್ಳುತ್ತಾನೆ.

39. ಮೂಲದಲ್ಲಿ 'ಅತ್ತಾಯಿಬೂನ್' ಎಂಬ ಪದ ಪ್ರಯೋಗವಾಗಿದೆ. ಅದರ ಶಬ್ದಾರ್ಥ 'ತೌಬ ಮಾಡುವವರು ಅಥವಾ ಪ್ರಾಯಶ್ಚಿತ್ತ

ದಾಸ್ಯ-ಆರಾಧನೆ ಮಾಡುವವರು, ಅವನ ಗುಣಗಾನ ಮಾಡುವವರು, ಅವನಿಗಾಗಿ ಭೂಮಿಯಲ್ಲಿ ಸಂಚರಿಸುವವರು,⁴⁰ ಅವನ ಮುಂದೆ ಬಾಗುವವರು ಮತ್ತು ಸಾಷ್ಟಾಂಗವೆರಗುವವರು, ಒಳಿತಿನ ಆಚ್ಛೆ ನೀಡುವವರು, ಕೆಡುಕಿನಿಂದ ತಡೆಯುವವರು ಮತ್ತು ಅಲ್ಲಾಹನ ಮೇರೆಗಳ ರಕ್ಷಣೆ ಮಾಡುವವರು (ಅಲ್ಲಾಹನೊಂದಿಗೆ ತಮ್ಮ ವ್ಯವಹಾರವನ್ನು ಪೂರ್ತಿಗೊಳಿಸಿಕೊಂಡ ಆ 'ಸತ್ಯವಿಶ್ವಾಸಿ'ಗಳ ವೈಶಿಷ್ಟ್ಯಗಳಿವು.) ಓ ಪೈಗಂಬರರೇ, ಆ ಸತ್ಯವಿಶ್ವಾಸಿಗಳಿಗೆ ಶುಭವಾರ್ತೆ ನೀಡಿರಿ.

113. ಮುಶ್ರಿಕರು ನರಕಕ್ಕೆ ಅರ್ಹರೆಂಬ ವಿಷಯ ವ್ಯಕ್ತವಾಗಿರುವಾಗ, ಅವರು ಆಪ್ತ ಬಂಧುಗಳೇ ಆಗಿದ್ದರೂ ಅವರ ಕ್ಷಮೆಗಾಗಿ ಪ್ರಾರ್ಥಿಸುವುದು ಪ್ರವಾದಿಗೂ ಸತ್ಯವಿಶ್ವಾಸ ಹೊಂದಿದವರಿಗೂ ಶೋಭಿಸುವುದಿಲ್ಲ.

114. ಇಬ್‌ರಾಹೀಮರು ತಮ್ಮ ಪಿತನಿಗಾಗಿ ಪ್ರಾರ್ಥಿಸಿದ್ದು ಅವರು ತಮ್ಮ ಪಿತನೊಂದಿಗೆ ಮಾಡಿದ ವಾಗ್್ದಾನದ ಕಾರಣದಿಂದಾಗಿತ್ತು. ಆದರೆ ಅವರ ತಂದೆಯು ಅಲ್ಲಾಹನ ಶತ್ರುವೆಂಬ ವಿಷಯ ಅವರಿಗೆ ಮನವರಿಕೆಯಾದಾಗ ಅವರು ಅವನಿಂದ ಅಸಂತುಷ್ಟರಾದರು. ನಿಶ್ಚಯವಾಗಿಯೂ ಇಬ್‌ರಾಹೀಮರು ಬಹಳ ಕೋಮಲ ಹೃದಯದವರೂ ಸಹನಶೀಲರೂ ಆಗಿದ್ದರು.

115. ಜನರಿಗೆ ಸನ್ಮಾರ್ಗದರ್ಶನ ನೀಡಿದ ಬಳಿಕ ಅವರು ವರ್ಜಿಸಬೇಕಾದುದೇನೆಂಬುದನ್ನು ಸುವ್ಯಕ್ತವಾಗಿ ಅವರಿಗೆ ತಿಳಿಸದೆ ಅವರನ್ನು ಪಥಭ್ರಷ್ಟಗೊಳಿಸುವುದು ಅಲ್ಲಾಹನ ರೂಢಿಯಲ್ಲ. ವಾಸ್ತವದಲ್ಲಿ ಅಲ್ಲಾಹನು ಸಕಲ ವಿಷಯಗಳ ಜ್ಞಾನವುಳ್ಳವನಾಗಿರುತ್ತಾನೆ.

116. ಭೂಮಿ-ಆಕಾಶಗಳ ಪ್ರಭುತ್ವವು ವಾಸ್ತವದಲ್ಲಿ ಅಲ್ಲಾಹನ ವಶವಿದೆ. ಬದುಕು ಸಾವುಗಳು ಅವನ ಅಧಿಕಾರದಲ್ಲಿವೆ. ಅವನಲ್ಲದೆ ನಿಮಗಾರೂ ರಕ್ಷಕ ಮಿತ್ರನಾಗಲಿ ಸಹಾಯಕನಾಗಲಿ ಇಲ್ಲ.

الرُّكْعُونَ السُّجُودَ وَالْأَمْرُونَ بِالْمَعْرُوفِ
وَالنَّاهُونَ عَنِ الْمُنْكَرِ وَالْحَفِظُونَ
لِحُدُودِ اللَّهِ وَبَشِّرِ الْمُؤْمِنِينَ ﴿١١٣﴾

مَا كَانَ لِلنَّبِيِّ وَالَّذِينَ آمَنُوا أَنْ يَسْتَغْفِرُوا
لِلْمُشْرِكِينَ وَلَوْ كَانُوا أُولِي قُرْبَىٰ مِنْ بَعْدِ
مَا تَبَيَّنَ لَهُمْ أَنَّهُمْ أَصْحَابُ الْجَحِيمِ ﴿١١٤﴾

وَمَا كَانَ اسْتِغْفَارُ إِبْرَاهِيمَ لِأَبِيهِ
إِلَّا عَنْ مَوْعِدَةٍ وَعَدَاهَا آيَاتُهُ فَلَمَّا تَبَيَّنَ
لَهُ أَنَّهُ عَدُوٌّ لِلَّهِ تَبَرَّأَ مِنْهُ إِنَّ إِبْرَاهِيمَ
لَأَوَّاهٌ حَلِيمٌ ﴿١١٥﴾

وَمَا كَانَ اللَّهُ لِيُضِلَّ قَوْمًا بَعْدَ إِذْ هَدَاهُمْ
حَتَّىٰ يُبَيِّنَ لَهُمْ مَا يَتَّقُونَ إِنَّ اللَّهَ
بِكُلِّ شَيْءٍ عَلِيمٌ ﴿١١٦﴾

إِنَّ اللَّهَ لَهُ مُلْكُ السَّمَوَاتِ وَالْأَرْضِ
يُحْيِي وَيُمِيتُ وَمَا لَكُمْ مِنْ دُونِ اللَّهِ
مِنْ وَّالٍ وَلَا نَصِيرٍ ﴿١١٧﴾

ಪಡುವವರು ಎಂದಾಗಿದೆ. ಆದರೆ ಈ ಪದ ಪ್ರಯೋಗವಾಗಿರುವ ವಾಕ್ಯದ ಶೈಲಿಯನ್ನು ನೋಡಿದರೆ ಪ್ರಾಯಶ್ಚಿತ್ತ ಪಡುವುದು ಸತ್ಯವಿಶ್ವಾಸಿಗಳ ಶಾಶ್ವತ ಗುಣಗಳಲ್ಲೊಂದಾಗಿದೆ ಎಂದು ಸ್ಪಷ್ಟವಾಗುತ್ತದೆ. ಅವರು ಒಮ್ಮೆ ಮಾತ್ರ ಪ್ರಾಯಶ್ಚಿತ್ತ ಪಡುವುದಲ್ಲ, ಬದಲಾಗಿ ಸದಾ ಪ್ರಾಯಶ್ಚಿತ್ತಪಡುತ್ತಲೇ ಇರುತ್ತಾರೆ ಎಂಬುದು ಇದರ ನಿಜವಾದ ವ್ಯಾಖ್ಯೆಯಾಗಿದೆ. ತೌಬಾದ ನಿಜವಾದ ಅರ್ಥ ಮರಳುವುದು ಅಥವಾ ವಾಲುುವುದು ಎಂದಾಗಿದೆ. ಆದ್ದರಿಂದ ಈ ಪದದ ನೈಜ ಸ್ತೂರ್ತಿಯನ್ನು ವ್ಯಕ್ತಪಡಿಸಲಿಕ್ಕಾಗಿ ನಾವು ಅದನ್ನು ವಿವರಣಾತ್ಮಕವಾಗಿ, "ಅಲ್ಲಾಹನಡೆಗೆ ಪದೇ ಪದೇ ಮರಳುವವರು" ಎಂದು ಅನುವಾದಿಸಿದ್ದೇವೆ.

40. ಅದರ ಇನ್ನೊಂದು ಅನುವಾದ ಉಪಪಾಸ ಆಚರಿಸುವವರು ಎಂದೂ ಆಗಬಹುದು.

117. ಅಲ್ಲಾಹನು ಪ್ರವಾದಿಯವರನ್ನೂ ಅವರ ಕಷ್ಟಕಾಲದಲ್ಲಿ ಅವರಿಗೆ ಸಹಕರಿಸಿದ ಮುಹಾಜಿರ್ ಮತ್ತು ಅನ್ನಾರರನ್ನೂ ಕ್ಷಮಿಸಿಬಿಟ್ಟನು. ಅವರ ಪೈಕಿ ಕೆಲವರ ಹೃದಯಗಳು ವಕ್ರತೆಯ ಕಡೆಗೆ ವಾಲಿಹೋಗಿದ್ದರೂ⁴¹ (ಆದರೆ ಅವರು ವಕ್ರತೆಯನ್ನನುಸರಿಸದೆ ಪ್ರವಾದಿಯವರನ್ನು ಅನುಸರಿಸಿದಾಗ) ಅಲ್ಲಾಹನು ಅವರನ್ನು ಕ್ಷಮಿಸಿದನು. ನಿಶ್ಚಯವಾಗಿಯೂ ಅವನು ಅವರೊಂದಿಗೆ ವಾತ್ಸಲ್ಯ ಹಾಗೂ ಕರುಣೆಯ ವ್ಯವಹಾರವನ್ನಿರಿಸಿದ್ದಾನೆ.

لَقَدْ تَابَ اللَّهُ عَلَى النَّبِيِّ وَالْمُهَاجِرِينَ
وَالْأَنْصَارِ الَّذِينَ اتَّبَعُوهُ فِي سَاعَةِ
الْعُسْرَةِ مِنْ بَعْدِ مَا كَادَ يَزِيغُ قُلُوبُ
فَرِيقٍ مِنْهُمْ ثُمَّ تَابَ عَلَيْهِمْ إِنَّهُ بِهِمْ
رَءُوفٌ رَحِيمٌ ﴿١١٧﴾

118. ಪ್ರಕರಣವು ಮುಂದೂಡಲ್ಪಟ್ಟಿದ್ದ ಆ ಮೂವರನ್ನೂ ಅವನು ಕ್ಷಮಿಸಿದನು. ಭೂಮಿಯು ವಿಶಾಲವಾಗಿದ್ದರೂ ಅದು ಅವರ ಪಾಲಿಗೆ ಸಂಕುಚಿತವಾಯಿತು. ಅವರ ಜೀವಗಳೂ ಅವರಿಗೆ ಹೊರೆಯಾಗಿಬಿಟ್ಟವು. ಅಲ್ಲಾಹನಿಂದ ರಕ್ಷಣೆ ಹೊಂದಲು ಸ್ವತಃ ಅಲ್ಲಾಹನ ಕೃಪಾಶ್ರಯದ ವಿನಾ ಬೇರೆ ಆಶ್ರಯವಿಲ್ಲವೆಂದು ಅವರು ತಿಳಿದುಕೊಂಡರು. ಆಗ ಅವರು ತನ್ನ ಕಡೆಗೆ ಮರಳಿ ಬರಲೆಂದು ಅಲ್ಲಾಹನು ತನ್ನ ಕೃಪೆಯೊಂದಿಗೆ ಅವರ ಕಡೆಗೆ ತಿರುಗಿದನು. ನಿಶ್ಚಯವಾಗಿಯೂ ಅಲ್ಲಾಹನು ಪಶ್ಚಾತ್ತಾಪ ಸ್ವೀಕರಿಸುವವನೂ ಕರುಣಾನಿಧಿಯೂ ಆಗಿರುತ್ತಾನೆ.⁴²

وَعَلَى الثَّلَاثَةِ الَّذِينَ خَلَوْا حَتَّىٰ إِذَا
ضَاقَتْ عَلَيْهِمُ الْأَرْضُ بِمَا رَحُبَتْ
وَضَاقَتْ عَلَيْهِمْ أَنفُسُهُمْ وَظَنُّوا أَن
لَا مَلْجَأَ مِنَ اللَّهِ إِلَّا إِلَيْهِ ثُمَّ تَابَ عَلَيْهِمْ
لِيَتُوبُوا إِنَّ اللَّهَ هُوَ التَّوَّابُ الرَّحِيمُ ﴿١١٨﴾

119. ಓ ಸತ್ಯವಿಶ್ವಾಸಿಗಳೇ, ಅಲ್ಲಾಹನನ್ನು ಭಯಪಡಿರಿ, ಸತ್ಯ ಸಂಧರೊಂದಿಗಿರಿ.

يَا أَيُّهَا الَّذِينَ آمَنُوا اتَّقُوا اللَّهَ وَكُونُوا
مَعَ الصَّادِقِينَ ﴿١١٩﴾

120. ಅಲ್ಲಾಹನ ರಸೂಲರನ್ನು ಬಿಟ್ಟು ಮನೆಯಲ್ಲಿ ಕೂತಿರುವುದೂ ಅವರಿಂದ ನಿಶ್ಚಿಂತರಾಗಿ ತಮ್ಮ ತಮ್ಮ ಪ್ರಾಣಗಳ ಬಗ್ಗೆ ಯೋಚಿಸುತ್ತಿರುವುದೂ ಮದೀನಾವಾಸಿಗಳಿಗೂ ಆಸುಪಾಸಿನ

مَا كَانَ لِأَهْلِ الْمَدِينَةِ وَمَنْ حَوْلَهُمْ
مِّنَ الْأَعْرَابِ أَنْ يَتَخَلَّفُوا عَن رَّسُولِ
اللَّهِ وَلَا يَرْعَبُوا بِأَنفُسِهِمْ عَن نَّفْسِهِ

41. ಅರ್ಥಾತ್- ಕೆಲವು ಪ್ರಾಮಾಣಿಕ ಸಂಗಾತಿಗಳೂ ಆ ಸಂಕಷ್ಟದ ಸಂದರ್ಭದಲ್ಲಿ ಯುದ್ಧಕ್ಕೆ ಹೋಗುವುದರಿಂದ ಸ್ವಲ್ಪ ಮಟ್ಟಿಗೆ ಹಿಂಜರಿಯತೊಡಗಿದ್ದರು. ಆದರೆ ಅವರ ಮನಸ್ಸಿನಲ್ಲಿ ವಿಶ್ವಾಸವಿದ್ದುದರಿಂದ ಮತ್ತು ಪ್ರಾಮಾಣಿಕ ಚಿತ್ತದಿಂದ ಅವರು ಸತ್ಯಧರ್ಮವನ್ನು ಪ್ರೀತಿಸುತ್ತಿದ್ದುದರಿಂದ ಕೊನೆಗೂ ಅವರು ತಮ್ಮ ದೌರ್ಬಲ್ಯಗಳನ್ನು ಜಯಿಸಿಕೊಂಡರು.

42. ಈ ಮೂವರು ವ್ಯಕ್ತಿಗಳು ಕಅಬ್ ಬಿನ್ ಮಾಲಿಕ್, ಹಿಲಾಲ್ ಬಿನ್ ಉಮಯ್ಯು ಮತ್ತು ಮುರಾರ ಬಿನ್ ರಬೀಆ(ರ) ಆಗಿದ್ದರು. ಮೂವರು ನೈಜ ಸತ್ಯವಿಶ್ವಾಸಿಗಳಾಗಿದ್ದರು. ಅದಕ್ಕೆ ಮೊದಲು ಅವರು ತಮ್ಮ ಪ್ರಾಮಾಣಿಕತೆಯನ್ನು ಹಲವು ಬಾರಿ ಸಾಬೀತು ಪಡಿಸಿದ್ದರು. ಅನೇಕ ತ್ಯಾಗಗಳನ್ನು ನೀಡಿದ್ದರು. ಆದರೆ ಅವರ ಈ ಸೇವೆಗಳ ಹೊರತಾಗಿಯೂ ಯುದ್ಧಕ್ಕೆ ಹೋಗಲು ಶಕ್ತರಾದ ಮುಸ್ಲಿಮರಲ್ಲರೂ ಯುದ್ಧಕ್ಕೆ ಹೊರಡಬೇಕೆಂದು ತಬೂಕ್ ಯುದ್ಧದ ಸಂದರ್ಭದಲ್ಲಿ ಆಜ್ಞೆ ಬಂದಾಗ ಈ ವ್ಯಕ್ತಿಗಳು ಔದಾಸೀನ್ಯ ಪ್ರದರ್ಶಿಸಿದ್ದರು. ಅದರ ಬಗ್ಗೆ ಉಗ್ರ ಕ್ರಮ ಕೈಗೊಳ್ಳಲಾಯಿತು. ತಬೂಕ್‌ನಿಂದ ಮರಳಿದ ಬಳಿಕ ಪ್ರವಾದಿವರ್ಯರು(ಸ) ಯಾರೂ ಅವರಿಗೆ ಸಲಾಮ್ ಹೇಳದಂತೆ ಮತ್ತು ಅವರೊಂದಿಗೆ ಮಾತನಾಡದಂತೆ ಮುಸ್ಲಿಮರಿಗೆ ಆದೇಶಿಸಿದರು. ನಲವತ್ತು ದಿನಗಳ ನಂತರ ಅವರ ಪತ್ತಿಯರಿಗೂ ಅವರನ್ನು ಬಿಟ್ಟಿರುವಂತೆ ತಾಕೀತು ಮಾಡಲಾಯಿತು. ಈ ಸೂಕ್ತದಲ್ಲಿ ಚಿತ್ರಿಸಲಾಗಿರುವಂತಹ ಪರಿಸ್ಥಿತಿಯನ್ನೇ ಅವರು ಮದೀನಾದಲ್ಲಿ ಸಾಫ್ಹಾತ್ ಎದುರಿಸುತ್ತಿದ್ದರು. ಕೊನೆಗೆ ಅವರೊಂದಿಗೆ ನಿರ್ಬಂಧಕ್ಕೆ 50 ದಿನಗಳಾದಾಗ ಕ್ಷಮೆಯ ಈ ಆದೇಶ ಅವರಿಗೇಗೊಂಡಿತು.

ಬದವೀಗಳಿಗೂ ಎಷ್ಟು ಮಾತ್ರಕ್ಕೂ ತಕ್ಕುದಾಗಿರಲಿಲ್ಲ. ಏಕೆಂದರೆ, ಅವರು ಅಲ್ಲಾಹನ ಮಾರ್ಗದಲ್ಲಿ ಹಸಿವು, ಬಾಯಾರಿಕೆ, ದೇಹ ಶ್ರಮಗಳನ್ನೂ- ಯಾವತ್ತು ಕಷ್ಟಗಳನ್ನು ಸಹಿಸಿಯೂ ಅವರು ಸತ್ಯನಿಷೇಧಿಗಳಿಗೆ ಅಪ್ರಿಯವಾದ ಮಾರ್ಗ ದಲ್ಲಿ ದಿಟ್ಟಿ ಹೆಜ್ಜೆಯಿರಿಸಿಯೂ ಅವರು ಯಾವನಾದರೊಬ್ಬ ವೈರಿಯೊಂದಿಗೆ (ಸತ್ಯದ್ವೇಷದ) ಪ್ರತೀಕಾರ ಪಡೆದೂ ಅದರ ಫಲವಾಗಿ ಅವರಿಗೊಂದು ಸತ್ಕರ್ಮವು ಲಿಖಿತಗೊಳ್ಳದಿರುವುದು ಎಂದಿಗೂ ಸಾಧ್ಯವಿಲ್ಲ. ನಿಶ್ಚಯವಾಗಿಯೂ ಅಲ್ಲಾಹನು ಸಜ್ಜನೋ ತ್ತಮರ ಸೇವಾಫಲವನ್ನು ನಿರರ್ಥಕ ಗೊಳಿಸುವುದಿಲ್ಲ.

ذٰلِكَ بِاَنَّهُمْ لَا يُصِيْبُهُمْ ظَمًا وَلَا نَصَبٌ
وَلَا مَخَصَصَةٌ فِي سَبِيْلِ اللّٰهِ وَلَا يَطْغَوْنَ
مَوْطِئًا يَغِيْظُ الْكٰفِرَ وَلَا يَتَالُوْنَ مِنْ
عَدُوٍّ نِّيْلًا اِلَّا كَتَبَ لَهُمْ بِهِ عَمَلٌ صٰلِحٌ
اِنَّ اللّٰهَ لَا يُضِيْعُ اَجْرَ الْمُحْسِنِيْنَ ﴿٣٠﴾

121. ಅದೇ ರೀತಿಯಲ್ಲಿ ಅವರು (ದೇವಮಾರ್ಗದಲ್ಲಿ) ಹೆಚ್ಚೋ ಕಡಿಮೆಯೋ ಖರ್ಚು ವಹಿಸಿಯೂ (ಧರ್ಮಯುದ್ಧಕ್ಕಾಗಿ) ಅವರು ಯಾವುದಾದರೊಂದು ಕಣಿವೆಯನ್ನು ದಾಟಿಯೂ ಅಲ್ಲಾಹ್ ಅವರ ಈ ಸತ್ಕರ್ಮದ ಪ್ರತಿಫಲ ಅವರಿಗೆ ನೀಡುವಂತಾಗಲು ಅವರ ಪಾಲಿಗೆ ಸತ್ಕರ್ಮವು ಲಿಖಿತಗೊಳ್ಳದಿರಲು ಎಂದಿಗೂ ಸಾಧ್ಯವಿಲ್ಲ.

وَلَا يَنْفِقُوْنَ نَفَقَةً صٰغِيْرَةً وَلَا كَبِيْرَةً
وَلَا يَقْطَعُوْنَ وَاْدِيًّا اِلَّا كَتَبَ لَهُمْ لِيَجْزِيَهُمْ
اللّٰهُ اَحْسَنَ مَا كَانُوْا يَعْمَلُوْنَ ﴿٣١﴾

122. ಇದ್ದ ಸತ್ಯವಿಶ್ವಾಸಿಗಳೆಲ್ಲರೂ ಹೊರಟು ಬಿಡುವ ಅಗತ್ಯವೇನೂ ಇರಲಿಲ್ಲ. ಆದರೆ ಅವರ ವಾಸಸ್ಥಾನಗಳ ಪ್ರತಿಯೊಂದು ಭಾಗದಿಂದ ಕೆಲವರು ಹೊರಟು ಬಂದು ಧರ್ಮಪ್ರಚ್ಛೆಯನ್ನು ಹೊಂದಿ ಹಿಂದಿರುಗಿ ಹೋಗಿ ತಮ್ಮ ಪ್ರದೇಶದ ನಿವಾಸಿಗಳನ್ನು (ಅಮುಸ್ಲಿಮರ ರೀತಿ-ನೀತಿಗಳಿಂದ) ದೂರವಿರಲು ಎಚ್ಚರಿಸುವಂತಾಗಲಿಲ್ಲವೇಕೆ?⁴³

وَمَا كَانَ الْمُؤْمِنُوْنَ لِيَنْفِرُوْا كَآفَّةً فَلَوْ لَا
نَفَرْنَا مِنْ كُلِّ فِرْقَةٍ مِّنْهُمْ طَآئِفَةٌ لِّيَتَفَقَّهُوْا
فِي الدِّيْنِ وَلِيُنذِرُوْا قَوْمَهُمْ اِذَا رَجَعُوْا
اِلَيْهِمْ لَعَلَّهُمْ يَحْذَرُوْنَ ﴿٣٢﴾

123. ಓ ಸತ್ಯವಿಶ್ವಾಸಿಗಳೇ, ನಿಮ್ಮ ಹತ್ತಿರದಲ್ಲೇ ಇರುವ ಸತ್ಯನಿಷೇಧಿಗಳೊಂದಿಗೆ ಯುದ್ಧ ಮಾಡಿರಿ.⁴⁴ ಅವರು ನಿಮ್ಮಲ್ಲಿ

يٰۤاَيُّهَا الَّذِيْنَ اٰمَنُوْا قَاتِلُوْا الَّذِيْنَ يَلُوْكُمُ
مِّنَ الْكٰفِرِ وَلْيَجِدُوْا فِيْكُمْ غُلٰظَةً ﴿٣٣﴾

43. ಅರ್ಥಾತ್- ಬದವಿಗಳೆಲ್ಲರೂ ಮದೀನಾಕ್ಕೆ ಬರುವುದು ಅವಶ್ಯಕವಾಗಿರಲಿಲ್ಲ. ಪ್ರತಿಯೊಂದು ಊರು ಮತ್ತು ಪ್ರದೇಶದಿಂದ ಕೆಲವರು ಮದೀನಾಕ್ಕೆ ಬಂದು ಧರ್ಮದ ಜ್ಞಾನ ಸಂಪಾದಿಸಿದ್ದರೆ ಮತ್ತು ಮರಳಿದ ನಂತರ ತಮ್ಮ ಪ್ರದೇಶದ ಜನರಿಗೆ ಧರ್ಮದ ಬೋಧನೆ ನೀಡಿರುತ್ತಿದ್ದರೆ ಬದವಿಗಳಲ್ಲಿ ಅಷ್ಟು ಅಜ್ಞಾನ ಉಳಿಯಲು ಸಾಧ್ಯವಿರಲಿಲ್ಲ. ಕಾಪಟ್ಟಿದ ರೋಗಕ್ಕೆ ತುತ್ತಾಗಿ, ಮುಸ್ಲಿಮರಾಗಿಯೂ ಕರ್ತವ್ಯಚ್ಯುತಿ ಮಾಡುವಂತಹ ಪರಿಸ್ಥಿತಿ ಅವರಿಗೆ ಬರುತ್ತಿರಲಿಲ್ಲ.

44. ಮಾತಿನ ಹಿನ್ನೆಲೆಯನ್ನು ಗಮನಿಸಿದರೆ ಇಲ್ಲಿ ಸತ್ಯನಿಷೇಧಿಗಳು ಎಂದು ಹೇಳಲಾಗಿರುವುದು ಕಪಟವಿಶ್ವಾಸಿಗಳ ಕುರಿತು ಎಂದು ವ್ಯಕ್ತವಾಗುತ್ತದೆ. ಅವರ ಕಾಪಟ್ಟಿ ಸಂಪೂರ್ಣವಾಗಿ ಬಹಿರಂಗಗೊಂಡಿತ್ತು. ಅವರು ಇಸ್ಲಾಮೀ ಸಮಾಜದಲ್ಲಿ ಸೇರಿಕೊಂಡಿದ್ದುದರಿಂದ ತೀವ್ರ ನಷ್ಟಗಳನ್ನು ಎದುರಿಸಬೇಕಾಗುತ್ತಿತ್ತು.

ಕಾರಿಣ್ಯವನ್ನು ಕಾಣಬೇಕು.⁴⁵ ಅಲ್ಲಾಹನು 'ಧರ್ಮನಿಷ್ಠ'ರೊಂದಿಗೆ ಇದ್ದಾನೆಂಬುದನ್ನು ತಿಳಿದುಕೊಳ್ಳಿರಿ.

وَاعْلَمُوا أَنَّ اللَّهَ مَعَ الْمُتَّقِينَ ﴿٣٦﴾

124. ಒಂದು ಹೊಸ ಅಧ್ಯಾಯ ಅವತೀರ್ಣಗೊಳ್ಳುವಾಗ ಅವರಲ್ಲಿ ಕೆಲವರು (ಅಣಕದ ರೂಪದಲ್ಲಿ ಮುಸ್ಲಿಮರೊಡನೆ) "ಹೇಳಿರಿ, ಇದರಿಂದ ನಿಮ್ಮ ಪೈಕಿ ಯಾರ ಈಮಾನಿನಲ್ಲಿ ವೃದ್ಧಿಯಾಯಿತು?" ಎಂದು ವಿಚಾರಿಸುತ್ತಾರೆ. ಈಮಾನ್ ಇಟ್ಟವರ ಈಮಾನಿನಲ್ಲಿಯೂ (ಅವತೀರ್ಣಗೊಳ್ಳುವ ಪ್ರತಿಯೊಂದು ಅಧ್ಯಾಯವು) ವಾಸ್ತವದಲ್ಲಿ ವೃದ್ಧಿಯನ್ನೇ ಉಂಟು ಮಾಡಿದೆ ಮತ್ತು ಅವರು ಅದರಿಂದ ಸಂತುಷ್ಟರಾಗಿದ್ದಾರೆ.

وَإِذَا مَا أَنْزَلْنَا سُورَةً فَمِنْهُمْ مَنْ يَقُولُ
إِنَّا كُنَّا زَادَتْهُ هَذِهِ آيَاتِنَا وَمَا الَّذِينَ
آمَنُوا فَرَادَتْهُمْ آيَاتُنَا وَهُمْ يَسْتَبْسِئُونَ ﴿٣٦﴾

125. ಆದರೆ ಯಾರ ಹೃದಯಗಳಿಗೆ (ಕಾಪಟ್ಟದ) ರೋಗ ತಗಲಿತೋ ಅವರ ಹಿಂದಿನ ಮಾಲಿನ್ಯದ ಮೇಲೆ (ಪ್ರತಿಯೊಂದು ಹೊಸ ಅಧ್ಯಾಯವು) ಇನ್ನೊಂದು ಮಾಲಿನ್ಯವನ್ನು ಹೆಚ್ಚಿಸಿತು ಮತ್ತು ಅವರು ಸಾಯುವವರೆಗೂ 'ಸತ್ಯನಿಷೇಧ'ದಲ್ಲೇ ಇದ್ದರು.

وَأَمَّا الَّذِينَ فِي قُلُوبِهِمْ مَرَضٌ فَزَادَهُمُ
رِجْسًا إِلَىٰ رِجْسِهِمْ وَمَاتُوا وَهُمْ كَافِرُونَ ﴿٣٧﴾

126. ಇವರನ್ನು ಪ್ರತಿವರ್ಷವೂ ಒಂದೆರಡು ಸಲ ಪರೀಕ್ಷೆಗೆ ಗುರಿಪಡಿಸಲಾಗುತ್ತಿರುವುದನ್ನು ಇವರು ಕಾಣುವುದಿಲ್ಲವೇ?⁴⁶ ಆದರೆ ಇಷ್ಟಾಗಿಯೂ ಇವರು ಪಶ್ಚಾತ್ತಾಪ ಪಡುವುದೂ ಇಲ್ಲ. ಪಾಠ ಕಲಿಯುವುದೂ ಇಲ್ಲ.

وَلَا يَرَوْنَ أَنَّهُمْ يُفْتَنُونَ فِي كُلِّ عَامٍ
مَّرَّةً أَوْ مَرَّتَيْنِ ثُمَّ لَا يَتُوبُونَ وَلَا
هُمْ يَدَّكُرُونَ ﴿٣٨﴾

127. ಯಾವುದಾದರೂ ಅಧ್ಯಾಯ ಅವತೀರ್ಣಗೊಳ್ಳುವಾಗ "ನಿಮ್ಮನ್ನಾ ರಾದರೂ ನೋಡುತ್ತಿಲ್ಲವಷ್ಟೆ" ಎಂದು ಇವರು ಪರಸ್ಪರ ಕಣ್ಣುಸನ್ನೆಗಳಿಂದಲೇ ಮಾತಾಡಿಕೊಳ್ಳುತ್ತಾರೆ. ಅನಂತರ ಸದ್ದಿಲ್ಲದೆ ಎದ್ದು ಓಡುತ್ತಾರೆ. ಅಲ್ಲಾಹನು ಇವರ ಹೃದಯಗಳನ್ನು ತಿರುಚಿ ಬಿಟ್ಟಿರುತ್ತಾನೆ. ಏಕೆಂದರೆ ಇವರು ತಿಳಿಗೇಡಿಗಳು.

وَإِذَا مَا أَنْزَلْنَا سُورَةً تَطَّرَ بَعْضُهُمْ
إِلَىٰ بَعْضٍ هَلْ يَرَيْكُمْ مِنْ أَحَدٍ ثُمَّ
انصَرَفُوا صَرَفَ اللَّهُ قُلُوبَهُمْ بِأَنَّهُمْ
كُفَرُوا لَا يَفْقَهُونَ ﴿٣٧﴾

128. ನೋಡಿರಿ, ನಿಮ್ಮ ಬಳಿಗೆ ಓರ್ವ ಸಂದೇಶವಾಹಕರು ಬಂದಿರುತ್ತಾರೆ. ಅವರು ನಿಮ್ಮವರಿಂದಲೇ ಆಗಿರುತ್ತಾರೆ. ನೀವು ನಷ್ಟಹೊಂದು ವುದು ಅವರಿಗೆ ಅಸಹನೀಯವಾಗಿದೆ. ಅವರು ನಿಮ್ಮ ಯಶಸ್ಸಿಗೆ

لَقَدْ جَاءَكُمْ رَسُولٌ مِنْ أَنْفُسِكُمْ عَزِيزٌ
عَلَيْهِ مَا عَنِتُّمْ حَرِيصٌ عَلَيْكُمْ
بِالْمُؤْمِنِينَ رَءُوفٌ رَحِيمٌ ﴿٣٨﴾

45. ಅರ್ಥಾತ್- ಆ ತನಕ ಅವರೊಂದಿಗೆ ಕೈಗೊಳ್ಳಲಾದ ಮೃದು ಧೋರಣೆ ಇನ್ನು ಕೊನೆಗೊಳ್ಳಬೇಕಾಗಿದೆ.



46. ಅರ್ಥಾತ್- ಒಂದೆರಡು ಸಲವಾದರೂ ಅವರ ಸತ್ಯವಿಶ್ವಾಸದ ವಾದ ಪರೀಕ್ಷೆಯ ಒರಗಲ್ಲಿಗೆ ಹಚ್ಚಿಲ್ಲದ್ದು, ಅದರ ಹುಳುಕು ಬಹಿರಂಗವಾಗದಂತಹ ಯಾವುದೇ ವರ್ಷವೂ ಕಳೆದಿರಲಿಲ್ಲ.

ಹಂಬಲಿಸುವವರಾಗಿದ್ದಾರೆ. ಅವರು ಸತ್ಯವಿಶ್ವಾಸಿಗಳಿಗೆ ವತ್ಸಲರೂ ಕರುಣಾಳುವೂ ಆಗಿರುತ್ತಾರೆ.

129. ಓ ಪೈಗಂಬರರೇ, ಇನ್ನಿವರು ನಿಮ್ಮಿಂದ ವಿಮುಖರಾಗುತ್ತಾರಾದರೆ ಇವರೊಡನೆ ಹೀಗೆ ಹೇಳಿಬಿಡಿರಿ. "ನನಗೆ ಅಲ್ಲಾಹನೇ ಸಾಕು. ಅವನ ಹೊರತು ಅನ್ಯ ಆರಾಧ್ಯನಿಲ್ಲ. ನಾನು ಅವನ ಮೇಲೆಯೇ ಭರವಸೆಯನ್ನಿರಿಸಿದ್ದೇನೆ ಮತ್ತು ಅವನು 'ವಿಶ್ವ ಮಹಾ ಸಿಂಹಾಸನದ ಮಾಲಿಕನಾಗಿರುತ್ತಾನೆ."

فَإِنْ تَوَلَّوْا فَقُلْ حَسْبِيَ اللَّهُ لَا إِلَهَ إِلَّا هُوَ عَلَيْهِ تَوَكَّلْتُ وَهُوَ رَبُّ الْعَرْشِ الْعَظِيمِ ﴿١٢٩﴾

129



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಅಲಿಫ್ ಲಾಮ್ ರಾ, ಇವು ಯುಕ್ತಪೂರ್ಣವೂ ನೀತಿಬೋಧಕವೂ ಆಗಿರುವ ಗ್ರಂಥದ ಸೂಕ್ತಗಳು.
2. ನಾವು (ಅನಾಸ್ಥೆಯಿಂದಿರುವ) ಜನರಿಗೆ ಎಚ್ಚರಿಕೆ ನೀಡಲಿಕ್ಕೂ ಸತ್ಯವಿಶ್ವಾಸಿಗಳಿಗೆ ಅವರ ಪ್ರಭುವಿನ ಬಳಿ ನಿಜವಾದ ಗೌರವಾದರ ಗಳಿವೆ ಎಂಬ ಸುವಾರ್ತೆ ನೀಡಲಿಕ್ಕೂ ಸ್ವತಃ ಅವರೊಳಗಿಂದಲೇ ಓರ್ವ ಮನುಷ್ಯನ ಮೇಲೆ 'ದಿವ್ಯವಾಣಿ'ಯನ್ನು ಕಳುಹಿಸಿರುವುದು ಜನರಿಗೆ ಆಶ್ಚರ್ಯದ ವಿಷಯವಾಯಿತೇ? (ಇಷ್ಟು ಮಾತ್ರಕ್ಕಾಗಿ) 'ಈತನು ಮಾಟಗಾರ' ಎಂದು ಸತ್ಯನಿಷೇಧಿಗಳು ಹೇಳಿದರು.¹
3. ವಾಸ್ತವದಲ್ಲಿ ಆಕಾಶಗಳನ್ನೂ ಭೂಮಿಯನ್ನೂ ಆರು ದಿನಗಳಲ್ಲಿ ಸೃಷ್ಟಿಸಿದ, ಅನಂತರ ವಿಶ್ವ ಸಿಂಹಾಸನದಲ್ಲಿ ವಿರಾಜಿಸಿ ವಿಶ್ವಾಡಳಿತ ನಡೆಸುತ್ತಿರುವ ಅಲ್ಲಾಹನೇ ನಿಮ್ಮ ಪ್ರಭು. ಅವನ ಅನುಮತಿ ದೊರೆತ ಬಳಿಕವೇ ವಿನಾ ಯಾರೂ 'ಶಿಫಾರಸು' ಮಾಡುವವರಿಲ್ಲ. ಈ ಅಲ್ಲಾಹನೇ ನಿಮ್ಮ ಪ್ರಭು. ಆದುದರಿಂದ ನೀವು ಅವನ ದಾಸ್ಯ-ಆರಾಧನೆಯನ್ನೇ ಮಾಡಿರಿ ಮತ್ತು ನೀವು ಎಚ್ಚರಗೊಳ್ಳುವುದಿಲ್ಲವೇ?
4. ನಿಮಗೆಲ್ಲರಿಗೂ ಅವನ ಕಡೆಗೇ ಮರಳಿ ಹೋಗಲಿಕ್ಕಿದೆ. ಇದು ಅಲ್ಲಾಹನ ಪರಿಪಕ್ವ ವಾಗ್್ದಾನ. ನಿಶ್ಚಯವಾಗಿಯೂ ಸೃಷ್ಟಿಯ ಆರಂಭವನ್ನು ಅವನೇ ಮಾಡುತ್ತಾನೆ. ಅನಂತರ ಅವನೇ

الرَّافِعَاتِ كَذَلِكَ آيَاتِ الْكِتَابِ الْحَكِيمِ ①

اَلَا كَانِ لِلنَّاسِ عَجَبًا اَنْ اَوْحَيْنَا اِلَى رَجُلٍ مِّنْهُمْ اَنْ اَنْذِرِ النَّاسَ وَبَشِّرِ الَّذِيْنَ اٰمَنُوْا اَنْ لَهُمْ قَدَمٌ صٰدِقٌ عِنْدَ رَبِّهِمْ ۗ قَالَ الْكٰفِرُوْنَ اِنَّ هٰذَا لَسِحْرٌ مُّبِيْنٌ ②

اِنَّ رَّبَّكُمْ اللّٰهُ الَّذِيْ خَلَقَ السَّمٰوٰتِ وَالْاَرْضَ فِيْ سِتَّةِ اَيّٰمٍ ثُمَّ اسْتَوٰى عَلَى الْعَرْشِ يُدَبِّرُ الْاَمْرَ ۗ مَا مِنْ شٰفِعٍ اِلَّا مِنْۢ بَعْدِ اِذْنِهٖ ذٰلِكُمْ اللّٰهُ رَبُّكُمْ فَاعْبُدُوْهُ ۗ اَفَلَا تَذَكَّرُوْنَ ③

اِلَيْهِ مَرْجِعُكُمْ جَمِيْعًا ۗ وَعَدَّ اللّٰهُ حَقًّا ۗ اِنَّهٗ يَبْدُؤُ الْخَلْقَ ثُمَّ يُعِيْدُهٗ لِيَجْزِيَ

1. ಕುರ್ಆನನ್ನು ಆಲಿಸಿ ಪ್ರವಾದಿವರ್ಯರ(ಸ) ಬೋಧನೆಯಿಂದ ಪ್ರಭಾವಿತರಾಗಿ ಸತ್ಯವಿಶ್ವಾಸ ಸ್ವೀಕರಿಸುವ ಯಾವನೇ ವ್ಯಕ್ತಿ ಪ್ರಾಣವನ್ನು ಪಣಕ್ಕಿಡಲು ಸಿದ್ಧನಾಗುತ್ತಿದ್ದ. ಯಾವುದೇ ಲೌಕಿಕ ಸಂಬಂಧವನ್ನೂ ತೊರೆದು ಯಾವ ಸಂಕಷ್ಟವನ್ನು ಬೇಕಾದರೂ ಆಹ್ವಾನಿಸಲು ತಯಾರಾಗುತ್ತಿದ್ದ. ಆದ್ದರಿಂದಲೇ ಅವರು ಪ್ರವಾದಿವರ್ಯರನ್ನು(ಸ) ಜಾದೂಗಾರನೆನ್ನುತ್ತಿದ್ದರು.

ಇನ್ನೊಮ್ಮೆ ಸೃಷ್ಟಿಸುವನು. (ಇದು) ಸತ್ಯವಿಶ್ವಾಸವಿರಿಸಿ ಸತ್ಯರ್ಮ ವೆಸಗುವವರಿಗೆ ನ್ಯಾಯಪೂರ್ಣ ಪ್ರತಿಫಲ ಕೊಡಲಿಕ್ಕಾಗಿ ಮತ್ತು 'ಸತ್ಯನಿಷೇಧ' ನೀತಿಯನ್ನು ಕೈಗೊಂಡವರು ಕುದಿಯುವ ನೀರು ಕುಡಿಯಲಿಕ್ಕಾಗಿ ಮತ್ತು ಅವರು 'ಸತ್ಯನಿಷೇಧ'ವೆಸಗುತ್ತಿದ್ದುದರ ಪ್ರತಿಫಲವಾಗಿ ವೇದನಾಯುಕ್ತ ಶಿಕ್ಷೆಯನ್ನು ಅನುಭವಿಸಲಿಕ್ಕಾಗಿ.

5. ಸೂರ್ಯನನ್ನು ಪ್ರಕಾಶಮಾನವನ್ನಾಗಿ ಮಾಡಿದವನೂ ಚಂದ್ರನಿಗೆ ಹೊಳಪನ್ನು ಕೊಟ್ಟವನೂ ನೀವು ಸಂವತ್ಸರಗಳ ಎಣಿಕೆಗಳನ್ನೂ ತಾರೀಕುಗಳ ಗಣನೆಯನ್ನೂ ತಿಳಿದುಕೊಳ್ಳಲಿಕ್ಕಾಗಿ ಅದಕ್ಕೆ ವೃದ್ಧಿ ಕ್ಷಯಗಳ ಘಟ್ಟಗಳನ್ನು ಸರಿಯಾಗಿ ನಿರ್ಣಯಿಸಿ ಕೊಟ್ಟವನೂ ಅವನೇ. ಅಲ್ಲಾಹನು ಇವೆಲ್ಲವುಗಳನ್ನೂ ಸತ್ಯಪೂರ್ಣವಾಗಿಯೇ ಸೃಷ್ಟಿಸಿದನು. ಅವನು ಅವಿವಿಧವಾಗಿ ತನ್ನ ದೃಷ್ಟಾಂತಗಳನ್ನು ವಿವರಿಸುತ್ತಾನೆ.

6. ನಿಶ್ಚಯವಾಗಿಯೂ ರಾತ್ರಿ ಹಗಲುಗಳು ಒಂದನ್ನೊಂದು ಹಿಂಬಾಲಿಸಿಕೊಂಡು ಬರುವುದರಲ್ಲಿಯೂ ಅಲ್ಲಾಹನು ಭೂಮಿ-ಆಕಾಶಗಳಲ್ಲಿ ಸೃಷ್ಟಿಸಿರುವ ಪ್ರತಿಯೊಂದು ವಸ್ತುವಿನಲ್ಲಿಯೂ (ಮಿಥ್ಯ ಆಚಾರ ಮತ್ತು ಮಿಥ್ಯ ವಿಚಾರಗಳಿಂದ) ದೂರವಿರಲು ಬಯಸುವವರಿಗೆ ನಿದರ್ಶನಗಳಿವೆ.²

7. ನಿಶ್ಚಯವಾಗಿಯೂ ನಮ್ಮನ್ನು ಭೇಟಿಯಾಗುವ ನೀರಿನಿಂದ ದವರ, ಐಹಿಕ ಜೀವನದಲ್ಲೇ ತೃಪ್ತರಾಗಿರುವವರ ಹಾಗೂ ನಮ್ಮ ದೃಷ್ಟಾಂತಗಳ ಬಗ್ಗೆ ಅಲಕ್ಷ್ಯರಾಗಿರುವವರ-

8. ಅಂತಿಮ ವಾಸ್ತವವು 'ನರಕ' ಆಗಿರುವುದು. ಇದು ಅವರು (ತಮ್ಮ ಈ ತಪ್ಪು ಆಚಾರ ಮತ್ತು ವಿಚಾರಗಳ ನಿಮಿತ್ತ) ಎಸಗಿದ ಕೆಡುಕುಗಳ ಫಲವಾಗಿದೆ.

9. ಖಂಡಿತವಾಗಿಯೂ ಸತ್ಯವಿಶ್ವಾಸವಿರಿಸಿ (ಅರ್ಥಾತ್ ಈ ಗ್ರಂಥವು ಪ್ರತಿಪಾದಿಸುತ್ತಿರುವ ಸತ್ಯಗಳನ್ನು ಸ್ವೀಕರಿಸಿ) ಸತ್ಯರ್ಮಗಳನ್ನು ಮಾಡುತ್ತಿದ್ದವರನ್ನು ಅವರ ಪ್ರಭು ಅವರ ಈಮಾನಿನ ಕಾರಣವಾಗಿ ಸನ್ಮಾರ್ಗದಲ್ಲಿ ನಡೆಸುವನು; ಅನುಗ್ರಹಭರಿತ ಸ್ವರ್ಗೋದ್ಯಾನಗಳಲ್ಲಿ ಅವರ ತಳಭಾಗದಲ್ಲಿ ಕಾಲುಬೆಗಳು ಹರಿಯುತ್ತಿರುವುವು.

2. ಈ ನಿದರ್ಶನಗಳಿಂದ ವಾಸ್ತವಿಕತೆಯೆಡೆಗೆ ತಲಪಲು ಈ ಎರಡು ಗುಣಗಳನ್ನು ಹೊಂದಿರುವವರಿಗೆ ಮಾತ್ರ ಸಾಧ್ಯ. ಮೊದಲನೆಯದಾಗಿ ಅವರು ಅಜ್ಞಾನಜನ್ಯ ಪಕ್ಷಪಾತಗಳಿಂದ ಮುಕ್ತರಾಗಿ ಜ್ಞಾನಸಂಪಾದನೆಗಾಗಿ ಅಲ್ಲಾಹನು ಮನುಷ್ಯನಿಗೆ ನೀಡಿರುವ ಮಾಧ್ಯಮಗಳನ್ನು ಉಪಯೋಗಿಸಬೇಕು. ಎರಡನೆಯದಾಗಿ ತಪ್ಪಿನಿಂದ ಮುಕ್ತರಾಗಿ ಸತ್ಯಮಾರ್ಗವನ್ನು ಅನುಸರಿಸುವ ಬಯಕೆ ಅವರಲ್ಲಿರಬೇಕು.

الَّذِينَ آمَنُوا وَعَمِلُوا الصَّالِحَاتِ بِالْقِسْطِ
وَالَّذِينَ كَفَرُوا لَهُمْ شَرَابٌ مِّنْ حَمِيمٍ
وَعَذَابٌ أَلِيمٌ بِمَا كَانُوا يَكْفُرُونَ ﴿٤﴾

هُوَ الَّذِي جَعَلَ الشَّمْسَ ضِيَاءً وَالْقَمَرَ
نُورًا وَقَدَرَهُ مَنَازِلَ لِتَعْلَمُوا عَدَدَ
السِّنِينَ وَالْحِسَابِ مَا خَلَقَ اللَّهُ ذَلِكَ
إِلَّا بِالْحَقِّ يَفْصَلُ الْآيَاتِ لِقَوْمٍ يَعْلَمُونَ ﴿٥﴾

إِنَّ فِي اخْتِلَافِ اللَّيْلِ وَالنَّهَارِ وَمَا خَلَقَ
اللَّهُ فِي السَّمَوَاتِ وَالْأَرْضِ آيَاتٍ
لِّقَوْمٍ يَتَّقُونَ ﴿٦﴾

إِنَّ الَّذِينَ لَا يَرْجُونَ لِقَاءَنَا وَرَضُوا
بِأَلْحَيَاةِ الدُّنْيَا وَاطْمَأَنُّوا بِهَا وَالَّذِينَ
هُمْ عَنْ آيَاتِنَا غَفْلُونَ ﴿٧﴾

أُولَٰئِكَ مَا لَهُمْ النَّارُ بِمَا كَانُوا يَكْسِبُونَ ﴿٨﴾

إِنَّ الَّذِينَ آمَنُوا وَعَمِلُوا الصَّالِحَاتِ
يَهْدِيهِمْ رَبُّهُم بِأَيِّمَا نَهْمُ تَجْرِي
مِنْ تَحْتِهِمُ الْأَنْهَارُ فِي جَنَّاتِ النَّعِيمِ ﴿٩﴾

10. ಅದರಲ್ಲಿ ಅವರ ಧ್ವನಿಯು, "ಓ ಅಲ್ಲಾಹ್, ನೀನು ಪರಿಶುದ್ಧನು" ಎಂದೂ ಅವರ ಪ್ರಾರ್ಥನೆಯು "ಪ್ರಶಾಂತಿ ಇರಲಿ" ಎಂದೂ ಅವರ ಪ್ರತಿಯೊಂದು ಮಾತಿನ ಕೊನೆಯನುಡಿ "ಸರ್ವ ಸ್ತುತಿ ಸ್ತೋತ್ರಗಳೂ ಸಕಲ ಲೋಕಗಳ ಪ್ರಭುವಾದ ಅಲ್ಲಾಹನಿಗೇ" ಎಂದೂ ಆಗಿರುವುದು.

دَعْوَاهُمْ فِيهَا سُبْحَانَكَ اللَّهُمَّ وَتَجِيبَهُمْ فِيهَا بِسَلَامٍ وَأَخْرَجَهُمْ مِنْهَا
الْحَمْدُ لِلَّهِ رَبِّ الْعَالَمِينَ ⑩

11. ಜನರು ಲೌಕಿಕ ಹಿತವನ್ನು ಬೇಡುವಲ್ಲಿ ತವಕಪಡುವಷ್ಟೇ ಅವರಿಗೆ ಕೇಡುಂಟು ಮಾಡಲಿಕ್ಕಾಗಿ ಅಲ್ಲಾಹನು ತವಕಪಡುತ್ತಿದ್ದರೆ, ಅವರ ಕರ್ಮಾವಧಿಯನ್ನು ಎಂದೋ ಮುಗಿಸಿಬಿಡಲಾಗುತ್ತಿತ್ತು. (ಆದರೆ ಇದು ನಮ್ಮ ಕ್ರಮವಲ್ಲ) ಆದುದರಿಂದ ನಮ್ಮನ್ನು ಭೇಟಿಯಾಗುವ ನಿರೀಕ್ಷೆಯನ್ನಿರಿಸದವರನ್ನು ನಾವು ಅವರ ವಿದ್ರೋಹಗಳಲ್ಲೇ ಅಲೆದಾಡುತ್ತಿರಲು ಬಿಟ್ಟು ಬಿಡುತ್ತೇವೆ.

وَلَوْ يَعْلَمُ اللَّهُ لِلنَّاسِ الشَّرَّ اسْتَجَابَ لَهُمْ
بِالْخَيْرِ لَفَضَّلْنَا إِلَيْهِمْ أَجْلَهُمْ فَكَانَ
الَّذِينَ لَا يَرْجُونَ لِقَاءَنَا فِي
طُعْيَانِهِمْ يَعْمَهُونَ ⑪

12. ಮಾನವನ ಸ್ಥಿತಿಯಿದು- ಅವನ ಮೇಲೆ ಕಷ್ಟಕಾಲ ಬಂದಾಗ ನಿಂತೂ ಕುಳಿತೂ ಮಲಗಿಯೂ ನಮ್ಮೊಡನೆ ಮೊರೆಯಿಡುತ್ತಾನೆ. ಆದರೆ ನಾವು ಅವನ ಕಷ್ಟವನ್ನು ದೂರಸರಿಸಿ ಬಿಟ್ಟಾಗ ಅವನು ಎಂದೂ ತನ್ನ ಕಷ್ಟ ಕಾಲದಲ್ಲಿ ನಮ್ಮೊಡನೆ ಮೊರೆಯಿಡಲೇ ಇಲ್ಲವೋ ಎಂಬಂತೆ ನಡೆದು ಬಿಡುತ್ತಾನೆ. ಹೀಗೆ ಹದಮಿರಿ ನಡೆಯುವವರಿಗೆ ಅವರ ಕೃತ್ಯಗಳು ಮನೋಹರಗೊಳಿಸಲ್ಪಟ್ಟಿವೆ.

وَإِذَا مَسَّ الْإِنْسَانَ الضُّرُّ دَعَانَا
لِجَنَّتِ بِهِ أَوْ قَاعِدًا أَوْ قَائِمًا فَلَمَّا كَشَفْنَا
عَنْهُ ضُرَّهُ مَرَّ كَأَنْ لَمْ يَدْعُنَا إِلَى ضُرِّ
مَسَّهُ كَذَلِكَ نُرِيَنَّ لِلْمُسْرِفِينَ مَا
كَانُوا يَعْمَلُونَ ⑫

13. ಹೇ ಜನರೇ; ನಿಮಗಿಂತ ಮುಂಚಿನ ಜನಾಂಗಗಳು³ ಅಕ್ರಮವೆಸಗಿದಾಗ ನಾವು ಅವುಗಳನ್ನು ನಾಶಗೊಳಿಸಿದೆವು. ಅವರ ಸಂದೇಶ ವಾಹಕರು ಸುವ್ಯಕ್ತ ಪ್ರಮಾಣಗಳನ್ನು ಅವರ ಬಳಿಗೆ ತಂದರು. ಆದರೂ ಅವರು ವಿಶ್ವಾಸವಿಡಲಿಲ್ಲ. ನಾವು ಅಪರಾಧಿಗಳಿಗೆ ಅವರ ಅಪರಾಧಗಳ ಪ್ರತಿಫಲವನ್ನು ಇದೇ ರೀತಿಯಲ್ಲಿ ಕೊಡುತ್ತೇವೆ.

وَلَقَدْ أَهْلَكْنَا الْقُرُونََ مِنْ قَبْلِكُمْ لَمَّا
ظَلَمُوا ۗ وَجَاءَتْهُمْ رُسُلُهُمْ بِالْبَيِّنَاتِ
وَمَا كَانُوا لِيُؤْمِنُوا ۗ كَذَلِكَ نَجْزِي الْقَوْمَ
الْمُجْرِمِينَ ⑬

3. ಮೂಲದಲ್ಲಿ 'ಕರ್ನ್' ಎಂಬ ಪದ ಪ್ರಯೋಗವಾಗಿದೆ. ಅರಬಿ ಭಾಷೆಯಲ್ಲಿ ಅದರ ಅರ್ಥ ಸಾಮಾನ್ಯವಾಗಿ ಒಂದು 'ಯುಗಕ್ಕೆ ಸೇರಿದ ಮಾನವರು' ಎಂದಾಗಿದೆ. ಆದರೆ ಕುರ್ಆನಿನಲ್ಲಿ ವಿವಿಧ ಸಂದರ್ಭಗಳಲ್ಲಿ ಈ ಪದ ಪ್ರಯೋಗವಾಗಿರುವ ಶೈಲಿಯನ್ನು ಗಮನಿಸಿದರೆ 'ಕರ್ನ್' ಎಂಬ ಶಬ್ದ ಆಯಾ ಕಾಲದಲ್ಲಿ ಅತ್ಯಂತ ಉಚ್ಚಾಯದ ಸ್ಥಿತಿಯಲ್ಲಿದ್ದ ಜನಾಂಗಕ್ಕೆ ಉಪಯೋಗಿಸಲ್ಪಟ್ಟಿದೆ ಎಂದು ವ್ಯಕ್ತವಾಗುತ್ತದೆ. ಅಂತಹ ಜನಾಂಗವನ್ನು ನಾಶಪಡಿಸಲಾಯಿತು ಎಂದರೆ ಅವರ ವಂಶವನ್ನು ಕೊನೆಗೊಳಿಸಲಾಯಿತು ಎಂದು ಮಾತ್ರ ಅರ್ಥವಲ್ಲ. ಅವರನ್ನು ಉನ್ನತ ಸ್ಥಾನದಿಂದ ಕೆಳಗಿಳಿಸುವುದು, ಅವರ ಸಂಸ್ಕೃತಿ ಮತ್ತು ನಾಗರಿಕತೆ ನಿರ್ಣಾಮವಾಗುವುದು, ಅವರ ಅನನ್ಯತೆ ಕೊನೆಗೊಳ್ಳುವುದು, ಅವರ ವಿಭಾಗಗಳು ವಿಚ್ಛಿದ್ರವಾಗಿ ಇತರ ಜನಾಂಗಗಳಲ್ಲಿ ಲೀನವಾಗಿ ಬಿಡುವುದು - ಮುಂತಾದವುಗಳೆಲ್ಲವೂ ವಿನಾಶದ ಸ್ವರೂಪಗಳೇ ಆಗಿವೆ.

14. ಈಗ ನೀವು ಹೇಗೆ ವರ್ತಿಸುತ್ತೀರೆಂದು ನೋಡಲಿಕ್ಕಾಗಿ ನಾವು ಅವರ ತರುವಾಯ ನಿಮಗೆ ಭೂಮಿಯಲ್ಲಿ ಅವರ ಸ್ಥಾನ ಕೊಟ್ಟೆವು.

ثُمَّ جَعَلْنَاكُمْ خَلَائِفَ فِي الْأَرْضِ مِنْ
بَعْدِهِمْ لِنَنْظُرَ كَيْفَ تَعْمَلُونَ ﴿١٤﴾

15. ನಮ್ಮ ಸುವ್ಯಕ್ತ ವಚನಗಳನ್ನು ಅವರಿಗೆ ತಿಳಿಯ ಹೇಳಿದಾಗ ನಮ್ಮನ್ನು ಭೇಟಿಯಾಗುವ ನಿರೀಕ್ಷೆಯನ್ನಿರಿಸದವರು, "ಇದರ ಬದಲಿಗೆ ಇನ್ನೊಂದು ಕುರ್ಆನನ್ನು ತನ್ನಿರಿ, ಇಲ್ಲವೆ ಇದರಲ್ಲಿ ಸ್ವಲ್ಪ ತಿದ್ದುಪಡಿ ಮಾಡಿರಿ" ಎಂದು ಹೇಳುತ್ತಾರೆ, ಓ ಪೈಗಂಬರರೇ, ಅವರೊಡನೆ (ಹೀಗೆ) ಹೇಳಿರಿ-"ನನ್ನ ಕಡೆಯಿಂದ ಇದರಲ್ಲೇನಾದರೂ ಮಾರ್ಪಾಟು ಮಾಡುವುದು ನನ್ನ ಕೆಲಸವಲ್ಲ. ನಾನಂತು ನನಗೆ ಕಳುಹಿಸಲ್ಪಡುವ 'ದಿವ್ಯವಾಣಿ'ಯನ್ನು ಅನುಸರಿಸುವವನಾಗಿರುತ್ತೇನೆ. ನಾನು ನನ್ನ ಪ್ರಭುವಿನ ಆಜ್ಞೋಲ್ಲಂಘನೆ ಮಾಡಿದರೆ ನನಗೆ ಒಂದು ಭಯಾನಕ ಯಾತನೆಯ ಭಯವಿದೆ."

وَإِذْ اتَّخَذْنَا عَلَيْهِمْ آيَاتِنَا بَيِّنَاتٍ لَقَالَ
الَّذِينَ لَا يَرْجُونَ لِقَاءَنَا إِنَّمَا يَفْتُرُ
عَصِيْبًا هَذَا أَوْ بَدَّلَهُ أَقْبَلُ مَا يَكُونُ لِي
أَنْ أُبَدِّلَهُ مِنْ تَلَقَّائِي نَفْسِي إِنْ أَنْتَ
إِلَّا مَا يَبُوءُ عَلَىٰ آلِيٍّ إِنِّي أَخَافُ أَنْ
عَصَيْتُ رَبِّي عَذَابَ يَوْمٍ عَظِيمٍ ﴿١٥﴾

16. ಮತ್ತು ಹೇಳಿರಿ- "ಅಲ್ಲಾಹನ ವಿಧಿ ನಿಯಮವು ಇದೇ ಆಗಿರುತ್ತಿದ್ದರೆ ನಾನು ನಿಮಗೆ ಈ ಕುರ್ಆನನ್ನು ಎಂದಿಗೂ ತಿಳಿಯ ಹೇಳುತ್ತಿರಲಿಲ್ಲ ಮತ್ತು ಅಲ್ಲಾಹನು ನಿಮಗೆ ಇದರ ವರ್ತಮಾನವನ್ನೂ ಕೊಡುತ್ತಿರಲಿಲ್ಲ. ನಾನು ಇದಕ್ಕೆ ಮುಂಚೆ ನಿಮ್ಮ ನಡುವೆ ಕೆಲವು ಕಾಲ ಕಳೆದಿರುವೆನಷ್ಟೆ. ನೀವೇನು ವಿವೇಚಿಸುವುದಿಲ್ಲವೇ?"

قُلْ لَوْ شَاءَ اللَّهُ مَا تَكُونُوا عَلَيْكُمْ وَلَا
أَدْرِكُكُمْ بِهِ ثُمَّ لَكُنْتُمْ فِي كُفْرًا
مِّنْ قَبْلِهِ أَفَلَا تَعْقِلُونَ ﴿١٦﴾

17. ಸುಳ್ಳೊಂದನ್ನು ಸೃಷ್ಟಿಸಿ ಅಲ್ಲಾಹನ ಮೇಲೆ ಹೊರಿಸುವವನಿಗಿಂತ ಅಥವಾ ನಿಜವಾದ ವಚನಗಳನ್ನು ಸುಳ್ಳೆಂದು ಹೇಳುವವನಿಗಿಂತ ದೊಡ್ಡ ಅಕ್ರಮಿ ಇನ್ನಾರಿರಬಹುದು? ನಿಶ್ಚಯವಾಗಿಯೂ ಅಪರಾಧಿಗಳು ಎಂದೂ ವಿಜಯಿಗಳಾಗಲಾರರು."

فَمَنْ أَظْلَمُ مِمَّنِ افْتَرَىٰ عَلَى اللَّهِ
كَذِبًا أَوْ كَذَّبَ بِآيَاتِهِ إِنَّهُ لَا
يُقْلِحُ الْمُجْرِمُونَ ﴿١٧﴾

18. ಅವರು ಅಲ್ಲಾಹನನ್ನು ಬಿಟ್ಟು ಇವರಿಗೆ ನಷ್ಟವನ್ನಾಗಲಿ ಲಾಭವನ್ನಾಗಲಿ ಉಂಟು ಮಾಡದಂಥವರನ್ನು ಆರಾಧಿಸುತ್ತಾರೆ ಮತ್ತು "ಇವರು ಅಲ್ಲಾಹನ ಬಳಿ ನಮ್ಮ ಶಿಫಾರಸು ಮಾಡುವವರು" ಎಂದು ಹೇಳುತ್ತಾರೆ. ಓ ಪೈಗಂಬರರೇ, ಇವರೊಡನೆ ಹೇಳಿರಿ, "ಅಲ್ಲಾಹನು ಆಕಾಶಗಳಲ್ಲಾಗಲಿ ಭೂಮಿಯಲ್ಲಾಗಲಿ

وَيَعْبُدُونَ مِن دُونِ اللَّهِ مَا لَا يَضُرُّهُمْ
وَلَا يَنْفَعُهُمْ وَيَقُولُونَ هُوَ إِلَّا
شُفَعَاؤُنَا عِنْدَ اللَّهِ قُلْ أَتَنْتَوْنُ اللَّهَ
بِمَا لَا يَعْلَمُ فِي السَّمَوَاتِ وَلَا فِي
الْأَرْضِ سُبْحٰنَهُ

4. ಅರ್ಥಾತ್- ನಾನು ನಿಮ್ಮ ಪಾಲಿಗೆ ಅಪರಿಚಿತ ವ್ಯಕ್ತಿಯೇನೂ ಅಲ್ಲ. ನಿಮ್ಮ ನಗರದಲ್ಲೇ ನಾನು ಹುಟ್ಟಿದೆ. ನಿಮ್ಮ ಮಧ್ಯೆ ಇದ್ದುಕೊಂಡೇ ಬಾಲ್ಯಾವಸ್ಥೆಯಿಂದ ಈ ವಯಸ್ಸಿಗೆ ತಲಪಿದ್ದೇನೆ. ನನ್ನ ಸಮಸ್ತ ಜೀವನವನ್ನು ನೋಡಿದ ನಂತರವೂ ಈ ಕುರ್ಆನ್ ನಾನು ರಚಿಸಿದ ವಾಣಿಯೆಂದು ಪ್ರಾಮಾಣಿಕ ಚಿತ್ತದಿಂದ ಹೇಳಲು ನಿಮಗೆ ಸಾಧ್ಯವೇ? ನನ್ನ ಮನಸ್ಸಿಗೆ ತೋಚಿದ್ದನ್ನು ಹೇಳಿ ಜನರೊಡನೆ ಇದು ಅಲ್ಲಾಹನ ವತಿಯಿಂದ ಅವತೀರ್ಣಗೊಂಡಿದೆ ಎಂದು ಹೇಳುವಂತಹ ಘೋರ ಸುಳ್ಳು ನುಡಿಯನ್ನು ನೀವು ನನ್ನಿಂದ ನಿರೀಕ್ಷಿಸುತ್ತೀರಾ?

ತಿಳಿಯದಂತಹ ಸುದ್ದಿಯನ್ನು ನೀವು ಅವನಿಗೆ ತಿಳಿಸುತ್ತೀರಾ? ಇವರು ಸಹಭಾಗಿಗಳನ್ನಾಗಿ ಮಾಡುತ್ತಿರುವವುಗಳಿಂದೆಲ್ಲ ಅವನು ಅತಿ ಪಾವನನಾಗಿರುತ್ತಾನೆ."

وَتَعْلَىٰ عَمَّا يُشْرِكُونَ ﴿١٥﴾

19. ಆರಂಭದಲ್ಲಿ ಮಾನವರೆಲ್ಲರೂ ಒಂದೇ ಸಮುದಾಯವಾಗಿದ್ದರು. ಅನಂತರ ಅವರು ವಿವಿಧ ತತ್ವಾರ್ಥಗಳನ್ನು ಉಂಟು ಮಾಡಿ ಕೊಂಡರು. ನಿಮ್ಮ ಪ್ರಭುವಿನ ಕಡೆಯಿಂದ ಒಂದು ವಿಷಯವು ಮೊದಲೇ ತೀರ್ಮಾನವಾಗದಿದ್ದರೆ ಅವರು ಪರಸ್ಪರ ಭಿನ್ನಾಭಿಪ್ರಾಯವಿರಿಸುತ್ತಿರುವುದರ ತೀರ್ಮಾನ ಮಾಡಿ ಬಿಡಲಾಗುತ್ತಿತ್ತು.⁶

وَمَا كَانَ النَّاسُ إِلَّا أُمَّةً وَاحِدَةً
فَاخْتَلَفُوا ۗ وَكَوَلَا كَلِمَةً سَبَقَتْ مِنْ
رَبِّكَ لَقَضَىٰ بِبَيْنِهِمْ فِيمَا فِيهِ يَخْتَلِفُونَ ﴿١٩﴾

20. ಈ ಪ್ರವಾದಿಯ ಮೇಲೆ ಇವನ ಪ್ರಭುವಿನ ಕಡೆಯಿಂದ ಒಂದು ದೃಷ್ಟಾಂತವೇಕೆ ಅವತೀರ್ಣಗೊಳಿಸಲ್ಪಡಲಿಲ್ಲವೆಂದು ಇವರು ಕೇಳುತ್ತಾರಲ್ಲ. ಅವರೊಡನೆ, "ನಿಶ್ಚಯವಾಗಿಯೂ ಅದೃಶ್ಯ ಜ್ಞಾನದ ಒಡೆಯ ಅಲ್ಲಾಹನೇ ಆಗಿರುತ್ತಾನೆ. ನೀವು ಕಾಯುತ್ತಿರಿ, ನಾನೂ ನಿಮ್ಮೊಂದಿಗೆ ಕಾದುಕೊಂಡಿರುತ್ತೇನೆ" ಎಂದು ಹೇಳಿರಿ.

وَيَقُولُونَ كَوْلَا أَنْزَلَ عَلَيْهِ آيَةً مِنْ
رَبِّهِ ۗ فَقُلْ إِنَّمَا الْغَيْبُ لِلَّهِ فَانظُرُوا
إِنِّي مَعَكُمْ مِنَ الْمُنْتَظِرِينَ ﴿٢٠﴾

21. ನಾವು ಜನರಿಗೆ ಕಷ್ಟದ ಬಳಿಕ ಅನುಗ್ರಹದ ಸವಿಯನ್ನುಣಿಸಿದಾಗ ಆ ಕೂಡಲೆ ಅವರು ನಮ್ಮ ನಿದರ್ಶನಗಳ ಬಗ್ಗೆ ಕುತಂತ್ರಗಳನ್ನು ಆರಂಭಿಸಿಬಿಡುತ್ತಾರೆ.⁷ "ಅಲ್ಲಾಹ್ ತಂತ್ರಗಾರಿಕೆಯಲ್ಲಿ ನಿಮಗಿಂತ ಹೆಚ್ಚು ಶೀಘ್ರನು. ಅವನ ದೂತರು ನಿಮ್ಮ ಎಲ್ಲ ಕುತಂತ್ರಗಳನ್ನೂ ಬರೆದಿಡುತ್ತಿದ್ದಾರೆ" ಎಂದು ಅವರೊಡನೆ ಹೇಳಿರಿ.

وَإِذَا آذَقْنَا النَّاسَ رَحْمَةً مِنْ بَعْدِ ضَرَّائِهِمْ
مَسَّتْهُمْ إِذًا هُمْ مَكْرُوفٌ فِي آيَاتِنَا قُلْ
اللَّهُ أَسْرَعُ مَكْرًا إِنَّ رُسُلَنَا
يَكْتُبُونَ مَا تَكْرَهُونَ ﴿٢١﴾

22. ನಿಮ್ಮನ್ನು ನೆಲ-ಜಲಗಳಲ್ಲಿ ಅಲ್ಲಾಹನೇ ಚಲಾಯಿಸುತ್ತಾನೆ. ನೀವು ನಾವೆಗಳನ್ನೇರಿ ಅನುಕೂಲಕರ ಮಾರುತದೊಂದಿಗೆ ಆನಂದ ತುಂದಿಲರಾಗಿ ಪ್ರಯಾಣ ಮಾಡುತ್ತಿರುವಾಗ ಹಠಾತ್ತನೆ ಪ್ರತಿಕೂಲ ಮಾರುತವು ಬಲವಾಗಿ ಬೀಸಿ ಎಲ್ಲ ಕಡೆಗಳಿಂದಲೂ ತೆರಗಳು ಅಪ್ಪಳಿಸುತ್ತಿರುವಾಗ ಮತ್ತು ನಾವು ಚಂಡಮಾರುತದಿಂದ

هُوَ الَّذِي يُسَيِّرُكُمْ فِي الْبَرِّ وَالْبَحْرِ حَتَّىٰ
إِذَا كُنْتُمْ فِي الْفُلِكِ وَجَرْتُمْ بِهِمْ بِرِيحٍ
طَيِّبَةٍ وَفَرِحُوا بِهَا جَاءَتْهُمْ رِيحٌ عَاصِفٌ

5. ಯಾವುದೇ ವಸ್ತುವಿನ ಬಗ್ಗೆ ಅಲ್ಲಾಹನಿಗೆ ತಿಳಿದಿಲ್ಲವೆಂದರೆ ಆ ವಸ್ತು ಅಸ್ತಿತ್ವದಲ್ಲೇ ಇಲ್ಲವೆಂದರ್ಥ. ಏಕೆಂದರೆ ಅಸ್ತಿತ್ವದಲ್ಲಿರುವ ಎಲ್ಲದರ ಬಗ್ಗೆಯೂ ಅಲ್ಲಾಹನಿಗೆ ತಿಳಿದಿದೆ. ಒಟ್ಟಿನಲ್ಲಿ ಅವರ ಪರವಾಗಿ ಶಿಫಾರಸು ಮಾಡುವವರು ಯಾರೂ ಇಲ್ಲ ಎಂಬುದರ ಕಡೆಗೆ ಇದೊಂದು ಸೂಕ್ಷ್ಮವಾದ ಸೂಚನೆಯಾಗಿದೆ. ಅಲ್ಲಾಹನ ಬಳಿ ನಿಮ್ಮ ಪರವಾಗಿ ಶಿಫಾರಸು ಮಾಡುವವರು ಭೂಮಿ-ಆಕಾಶಗಳಲ್ಲಿ ಇರುವ ಬಗ್ಗೆ ಅವನಿಗೆ ತಿಳಿದಿಲ್ಲ. ಹಾಗಿರುವಾಗ ನೀವು ಯಾವ ಶಿಫಾರಸುದಾರರ ಬಗ್ಗೆ ಹೇಳುತ್ತಿದ್ದೀರಿ? ಎಂದು ಕೇಳಲಾಗಿದೆ.
6. ಅರ್ಥಾತ್ ಅಂತಿಮ ತೀರ್ಮಾನ ನಿರ್ಣಾಯಕ ದಿನದಂದು ನಡೆಯುವುದು ಎಂಬ ಬಗ್ಗೆ ಅಲ್ಲಾಹನು ಮೊದಲೇ ತೀರ್ಮಾನಿಸಿರದಿದ್ದರೆ ಅವನು ಇಲ್ಲೇ ಆ ಬಗ್ಗೆ ತೀರ್ಮಾನಿಸಿ ಬಿಡುತ್ತಿದ್ದನು.
7. ಅರ್ಥಾತ್- ಸಂಕಷ್ಟಗಳು ಅಲ್ಲಾಹನ ಕಡೆಯಿಂದ ಬರುವ ದೃಷ್ಟಾಂತವಾಗಿವೆ. ಅಲ್ಲಾಹನ ಹೊರತು ಅದನ್ನು ನೀಗಿಸುವವರು ಯಾರೂ ಇಲ್ಲ ಎಂಬ ಪ್ರಜ್ಞೆಯನ್ನು ಅದು ಮಾನವನಲ್ಲಿ ಬೆಳೆಸುತ್ತದೆ. ಆದರೆ ಅದು ದೂರವಾಗಿ ಒಳ್ಳೆಯ ದಿನಗಳು ಬಂದ ತಕ್ಷಣ ಇದು ನಮ್ಮ ಆರಾಧ್ಯರಗಳ ಮತ್ತು ಶಿಫಾರಸುದಾರರ ಅನುಗ್ರಹದ ಫಲ ಎಂದು ಅವರು ಹೇಳತೊಡಗುತ್ತಾರೆ.

ಸುತ್ತವರಿಯಲ್ಪಟ್ಟವೆಂದು ಪ್ರಯಾಣಿಕರು ಮನಗಾಣುತ್ತಿರುವಾಗ ಎಲ್ಲರೂ ತಮ್ಮ ಧರ್ಮವನ್ನು ಅಲ್ಲಾಹನಿಗೆ ಮಾತ್ರ ಮೀಸಲಾಗಿರಿಸಿಕೊಂಡು ಅವನೊಡನೆ, "ನೀನು ಈ ಗಂಡಾಂತರದಿಂದ ನಮ್ಮನ್ನು ಪಾರುಗಾಣಿಸಿದರೆ ನಾವು ಕೃತಜ್ಞ ದಾಸರಾಗುವೆವು" ಎಂದು ಪ್ರಾರ್ಥಿಸುತ್ತಾರೆ.

23. ಆದರೆ, ಅವನು ಅವರನ್ನು ರಕ್ಷಿಸಿದಾಗ ಮತ್ತೆ ಅದೇ ಜನರು ಸತ್ಯದಿಂದ ವಿಮುಖರಾಗಿ ಭೂಮಿಯಲ್ಲಿ ಬಂಡಾಯವೇಳುತ್ತಾರೆ. ಜನರೇ, ನಿಮ್ಮ ಈ ಬಂಡಾಯವು ನಿಮ್ಮ ವಿರುದ್ಧವೇ ತಿರುಗಿ ಬೀಳುತ್ತದೆ. ಐಹಿಕ ಜೀವನವು ಕೇವಲ ಕೆಲವೇ ದಿನಗಳ ಸುಖಾನಂದ, ಅದನ್ನೇ (ಅನುಭವಿಸಿಕೊಳ್ಳಿರಿ) ಅನಂತರ ನಿಮಗೆ ನಮ್ಮ ಕಡೆಗೆ ಮರಳಿ ಬರಲಿಕ್ಕಿದೆ. ನೀವು ಏನು ಮಾಡುತ್ತಿದ್ದಿರೆಂಬುದನ್ನು ಆಗ ನಾವು ನಿಮಗೆ ತಿಳಿಸುವೆವು.

24. (ನೀವು ನಮ್ಮ ದೃಷ್ಟಾಂತಗಳನ್ನು ಕಡೆಗಣಿಸಲು ಯಾವ ಜೀವನದ ಮದೋನ್ಮತ್ತತೆಯು ಕಾರಣವಾಗಿರುತ್ತದೋ ಆ) ಐಹಿಕ ಜೀವನದ ಉದಾಹರಣೆಯು (ಹೀಗಿದೆ): - ನಾವು ಆಕಾಶದಿಂದ ಮಳೆಗರೆದೆವು. ಆಗ ಜನರೂ ಜಾನುವಾರುಗಳೂ ತಿನ್ನುವ ಬೆಳೆಯು ಹುಲುಸಾಗಿ ಬೆಳೆಯಿತು. ಭೂಮಿಯು ಸಸ್ಯ ಶ್ಯಾಮಲ ವಾಗಿದ್ದು ಹೊಲ ಗದ್ದೆಗಳು ಬೆಳೆ ತುಂಬಿ ನಿಂತಿದ್ದವು ಹಾಗೂ ಅವುಗಳ ಮಾಲಿಕರು ನಾವೀಗ ಇದರಿಂದ ಫಲ ಹೊಂದಲು ಸಮರ್ಥರಾಗಿದ್ದೇವೆಂದು ಭಾವಿಸುತ್ತಿದ್ದರು. ಆಗ ಹಠಾತ್ತನೆ ರಾತ್ರಿ ಅಥವಾ ಹಗಲಲ್ಲಿ ನಮ್ಮ ಅಪ್ಪಣೆ ಬಂದು ಬಿಟ್ಟಿತು ಮತ್ತು ನಿನ್ನೆ ಅಲ್ಲೇನೂ ಇರಲೇ ಇಲ್ಲವೋ ಎಂಬಂತೆ ನಾವು ಅದನ್ನು ಅಳಿಸಿಬಿಟ್ಟೆವು. ವಿವೇಚಿಸುವ ಜನರಿಗೆ ನಾವು ಈ ರೀತಿಯಲ್ಲಿ ದೃಷ್ಟಾಂತಗಳನ್ನು ಸುಸ್ಪಷ್ಟವಾಗಿ ಮುಂದಿರಿಸುತ್ತೇವೆ.

25. (ನೀವು ಈ ಅಸ್ಥಿರ ಜೀವನದ ಮಾಯೆಯಲ್ಲಿ ಸಿಕ್ಕಿ ಬೀಳುತ್ತಿರುವಿರಿ) ಅಲ್ಲಾಹನು ನಿಮ್ಮನ್ನು 'ದಾರುಸ್ಸಲಾಮ್'ನ (ಶಾಂತಿಗೃಹದ) ಕಡೆಗೆ ಕರೆಯುತ್ತಿದ್ದಾನೆ.* (ಸನ್ಮಾರ್ಗ ದರ್ಶನವು ಅವನ ಅಂಕಿಯಲ್ಲಿದೆ) ಅವನು ತನಗಿಷ್ಟ ಬಂದವರಿಗೆ ಸನ್ಮಾರ್ಗ ದರ್ಶನ ಮಾಡಿಸುತ್ತಾನೆ.

وَجَاءَهُمُ الْمَوْجُ مِنْ كُلِّ مَكَانٍ وَظَنُّوا أَنَّهُمْ أُحِيطَ بِهِمْ فَدَعَوْا اللَّهَ مُخْلِصِينَ لَهُ الدِّينَ هَٰ لَئِن أَنْجَيْتَنَا مِنْ هَٰذَا لَنَكُونَنَّ مِنَ الشَّاكِرِينَ ﴿٣٦﴾

فَلَمَّا أَنْجَاهُمْ إِذَا هُمْ يَبْعُونَ فِي الْأَرْضِ بِغَيْرِ الْحَقِّ يَأْتِيهَا النَّاسُ إِنَّمَا بَغْيُكُمْ عَلَىٰ أَنْفُسِكُمْ مَتَاعَ الْحَيَاةِ الدُّنْيَا ثُمَّ إِلَيْنَا مَرْجِعُكُمْ فَأُنَبِّئُكُمْ بِمَا كُنْتُمْ تَعْمَلُونَ ﴿٣٧﴾

إِنَّمَا مَثَلُ الْحَيَاةِ الدُّنْيَا كَمَاءٍ أَنْزَلْنَاهُ مِنَ السَّمَاءِ فَاخْتَلَطَ بِهِ نَبَاتُ الْأَرْضِ مِمَّا يَأْكُلُ النَّاسُ وَالْأَنْعَامُ حَتَّىٰ إِذَا أَحَدَتِ الْأَرْضُ بَرَحُفَهَا وَإُزَيِّتَتْ وَظَنَّ أَهْلُهَا أَنَّهُمْ قَدِرُوا وَعَلَيْهَا أَنْهَا أُمْرُنَا بَلِيلًا أَوْ تَهَارًا فَجَعَلْنَاهَا حَصِيدًا كَأَنْ لَّمْ تَعْنَنَّ بِالْأَمْسِ كَذَلِكَ نَقُصِّلُ الْآيَاتِ لِقَوْمٍ يَتَفَكَّرُونَ ﴿٤٤﴾

وَاللَّهُ يَدْعُو إِلَىٰ دَارِ السَّلَامِ وَيَهْدِي مَن يَشَاءُ إِلَىٰ صِرَاطٍ مُسْتَقِيمٍ ﴿٥٠﴾

8. ಅರ್ಥಾತ್- ಪಾರತ್ರಿಕ ಜೀವನದಲ್ಲಿ ನಿಮ್ಮನ್ನು 'ದಾರುಸ್ಸಲಾಮ್'ಗೆ ಅರ್ಹರಾಗಿ ಮಾಡುವಂತಹ ಜೀವನವನ್ನು ಲೋಕದಲ್ಲಿ ಬಾಳಬೇಕೆಂಬ ಕರೆಯನ್ನು ಅವನು ನೀಡುತ್ತಿದ್ದಾನೆ. 'ದಾರುಸ್ಸಲಾಮ್' ಎಂದರೆ ಸ್ವರ್ಗವಾಗಿದೆ. ಅರ್ಥಾತ್ ಶಾಂತಿಯ ಭವನ. ಯಾವುದೇ ಅಪಾಯ, ಸಂಕಷ್ಟ, ದುಃಖ ಮತ್ತು ಉಪದ್ರವಗಳಿಲ್ಲದ ಸ್ಥಳ.

26. ಒಳಿತಿನ ಮಾರ್ಗ ಹಿಡಿದವರಿಗೆ ಒಳಿತಿದೆ. ಇನ್ನೂ ಹೆಚ್ಚಿನ ಅನುಗ್ರಹವಿದೆ. ಅವರ ಮುಖಕ್ಕೆ ಕಳಂಕವಾಗಲಿ ಅವರಿಗೆ ಅವಮಾನವಾಗಲಿ ಆಗದು. ಅವರು ಸ್ವರ್ಗಕ್ಕೆ ಹಕ್ಕುದಾರರು. ಅಲ್ಲಿ ಅವರು ಸದಾಕಾಲ ವಾಸಿಸುವರು.

لَّذِينَ أَحْسَنُوا الْحُسْنَىٰ وَزِيَادَةٌ ۗ وَلَا يَرْهَقُ وُجُوهَهُمْ قَتَرٌ وَلَا ذِلَّةٌ ۗ أُولَٰئِكَ أَصْحَابُ الْجَنَّةِ ۖ هُمْ فِيهَا خَالِدُونَ ﴿٢٦﴾

27. ಪಾಪ ಗಳಿಸಿದವರು ಅವರ ಪಾಪಗಳಿಗೆ ತಕ್ಕಂತೆ ಪ್ರತಿಫಲ ಪಡೆಯುವರು. ಅವಮಾನವು ಅವರನ್ನಾವರಿಸುವುದು. ಅವರನ್ನು ಅಲ್ಲಾಹನಿಂದ ರಕ್ಷಿಸುವವನಾರೂ ಇರಲಾರನು. ಅವರ ಮುಖಗಳ ಮೇಲೆ ನಿಶಾಂಧಕಾರದ ಕಪ್ಪು ಪರದೆಗಳು ಬಿದ್ದಿರುವಂತೆ ಕತ್ತಲೆ ಕವಿದಿರುವುದು. ಅವರು ನರಕಕ್ಕೆ ಹಕ್ಕುದಾರರು. ಅದರಲ್ಲಿ ಅವರು ಸದಾಕಾಲ ವಾಸಿಸುವರು.

وَالَّذِينَ كَسَبُوا السَّيِّئَاتِ جَزَاءُ سَيِّئَاتِهِمْ بِمِثْلِهَا ۗ وَكَرَهُهُمُ الذَّلِيلُ ۗ مَا لَهُمْ مِّنَ اللَّهِ مِنْ عَاصِمٍ ۗ كَأَنَّمَا أُغْشِيَتْ وُجُوهُهُمْ قِطْعًا مِّنَ اللَّيْلِ مُظْلِمًا ۗ أُولَٰئِكَ أَصْحَابُ النَّارِ ۖ هُمْ فِيهَا خَالِدُونَ ﴿٢٧﴾

28. ನಾವು ಅವರೆಲ್ಲರನ್ನೂ ಒಟ್ಟಾಗಿ (ನಮ್ಮ ನ್ಯಾಯಾಲಯದಲ್ಲಿ) ಸೇರಿಸುವ ದಿನ, ಬಹುದೇವಾರಾಧನೆ ಮಾಡಿದವರೊಡನೆ, ನೀವೂ (ದೇವತ್ವದಲ್ಲಿ) ನೀವು ಮಾಡಿಕೊಂಡ ಸಹಭಾಗಿಗಳೂ ನಿಲ್ಲಿರೆಂದು ಹೇಳುವೆವು. ಆ ಬಳಿಕ ನಾವು ಅವರ ನಡುವಿನಿಂದ ಪರಕೀಯತೆಯ ಪರದೆಯನ್ನು ಸರಿಸಿಬಿಡುವೆವು. ಅವರು ಮಾಡಿಕೊಂಡ ಸಹಭಾಗಿಗಳು ಹೇಳುವರು, - "ನೀವು ನಮ್ಮ ದಾಸ್ಯ-ಆರಾಧನೆಯ ನ್ನಂತೂ ಮಾಡುತ್ತಿರಲಿಲ್ಲ.

وَيَوْمَ نَحْشُرُهُمْ جَمِيعًا ثُمَّ نَقُولُ لِلَّذِينَ أَشْرَكُوا مَكَانَكُمْ أَنْتُمْ وَشُرَكَاءُكُمْ ۖ فَزَيَّلْنَا بَيْنَهُمْ وَقَالَ شُرَكَاءُهُمْ مَا كُنْتُمْ إِلَّا نَا تَعْبُدُونَ ﴿٢٨﴾

29. (ನೀವು ನಮ್ಮನ್ನು ಆರಾಧಿಸುತ್ತಿದ್ದರೂ) ನಾವು ನಿಮ್ಮ ದಾಸ್ಯ-ಆರಾಧನೆಯ ಬಗ್ಗೆ ಸಂಪೂರ್ಣ ಅಜ್ಞರಾಗಿದ್ದೆವೆಂಬುದಕ್ಕೆ ನಮ್ಮ ಮತ್ತು ನಿಮ್ಮ ನಡುವೆ ಅಲ್ಲಾಹನ ಸಾಕ್ಷ್ಯ ಸಾಕು."

كَفَىٰ بِاللَّهِ شَهِيدًا بَيْنَنَا وَبَيْنَكُمْ إِن كُنَّا عَنْ عِبَادَتِكُمْ لَغْفِيلِينَ ﴿٢٩﴾

30. ಆಗ ಪ್ರತಿಯೊಬ್ಬನು ತಾನು ಮಾಡಿದ ಕರ್ಮದ ಸವಿಯನ್ನುಣ್ಣುವನು. ಎಲ್ಲರೂ ತಮ್ಮ ನೈಜ ಒಡೆಯನಾದ ಅಲ್ಲಾಹನ ಕಡೆಗೆ ತಿರುಗಿಸಲ್ಪಡುವರು ಮತ್ತು ಅವರು ಸೃಷ್ಟಿಸಿಕೊಂಡ ಎಲ್ಲ ಸುಳ್ಳುಗಳೂ ಮಾಯವಾಗುವವು.

هُنَالِكَ تَبْلُوا كُلُّ نَفْسٍ مِّمَّا أَسْلَفَتْ ۗ وَرُدُّوْا إِلَى اللَّهِ مَوْلَاهُمُ الْحَقُّ ۗ وَصَلَّ عَنْهُمْ مَّا كَانُوا يَفْتُرُونَ ﴿٣٠﴾

31. ಅವರೊಡನೆ ಕೇಳಿರಿ- ನಿಮಗೆ ಆಕಾಶಗಳಿಂದಲೂ ಭೂಮಿಯಿಂದಲೂ ಜೀವನಾಧಾರ ನೀಡುತ್ತಿರುವವನಾರು? ಈ ಶ್ರವಣ ಮತ್ತು ದೃಕ್ಶಕ್ತಿಗಳು ಯಾರ ವಶದಲ್ಲಿವೆ? ನಿರ್ಜೀವಿಯಿಂದ

قُلْ مَنْ يَّرْسُدُكُمْ مِنَ السَّمَاءِ وَالْأَرْضِ ۗ أَمَّنْ يَمْلِكُ السَّمْعَ وَالْأَبْصَارَ ۗ وَمَنْ

9. ಅರ್ಥಾತ್- ಬಹುದೇವಾರಾಧಕರನ್ನು ಅವರ ಆರಾಧ್ಯರುಗಳು, ನಮ್ಮ ಆರಾಧನೆ ಮಾಡುತ್ತಿದ್ದವರು ಇವರೇ ಆಗಿದ್ದಾರೆ ಎಂದು ಗುರುತು ಹಚ್ಚುವರು. ಹಾಗೆಯೇ ಬಹುದೇವಾರಾಧಕರು, ನಾವು ಆರಾಧನೆ ಮಾಡುತ್ತಿದ್ದ ಆರಾಧ್ಯರುಗಳು ಇವರೇ ಆಗಿದ್ದಾರೆ ಎಂದೂ ಗುರುತು ಹಿಡಿಯುವರು.

ಸಜೀವಿಯನ್ನು ಸಜೀವಿಯಿಂದ ನಿರ್ಜೀವಿಯನ್ನೂ ಹೊರತರುವವನಾರು? ಈ ಜಗತ್ತಿನ ವ್ಯವಸ್ಥೆಯನ್ನು ಶಿಸ್ತುಬದ್ಧವಾಗಿ ನಡೆಸುತ್ತಿರುವವನಾರು? 'ಅಲ್ಲಾಹ್' ಎಂದೇ ಅವರು ಹೇಳುವರು. ಹೇಳಿರಿ - "ಹಾಗಿದ್ದರೂ ನೀವು (ಪರಮಾರ್ಥಕ್ಕೆ ವಿರುದ್ಧವಾಗಿ ನಡೆಯುವುದನ್ನು) ತೊರೆಯುವುದಿಲ್ಲವೇ?"

يُخْرِجُ الْحَيَّ مِنَ الْمَيِّتِ وَيُخْرِجُ الْمَيِّتَ مِنَ الْحَيِّ وَمَنْ يُدْبِرِ الْأُمْرَ فَسَيَقُولُونَ
اللَّهُ فَعَلْ أَفَلَا تَتَّقُونَ ﴿٣١﴾

32. ನಿಜವಾಗಿ ಈ ಅಲ್ಲಾಹನೇ ನಿಮ್ಮ ಯಥಾರ್ಥ ಪ್ರಭು. ಇನ್ನು ಸತ್ಯದ ತರುವಾಯ ಪಥಭ್ರಷ್ಟತೆಯ ವಿನಾ ಬೇರೇನು ಉಳಿದಿದೆ? ನೀವೆತ್ತ ಅಲೆದಾಡಿಸಲ್ಪಡುತ್ತಿರುವಿರಿ? ¹⁰

فَذَلِكُمْ اللَّهُ رَبُّكُمُ الْحَقُّ فَمَاذَا بَعَدَ
الْحَقِّ إِلَّا الضَّلَالَةُ فَأَلْفِي تُصْرَفُونَ ﴿٣٢﴾

33. ಹೀಗೆ, ಕರ್ಮಭ್ರಷ್ಟರು ವಿಶ್ವಾಸವಿರಿಸಲಾರರೆಂದು ನಿಮ್ಮ ಪ್ರಭು ಹೇಳಿದ ಮಾತು ನಿಜವಾಯಿತು.

كَذَلِكَ حَقَّتْ كَلِمَاتُ رَبِّكَ عَلَى الَّذِينَ
فَسَفَوْا أَنَّهُمْ لَا يُؤْمِنُونَ ﴿٣٣﴾

34. "ನೀವಿರಿಸಿಕೊಂಡಿರುವ ಸಹಭಾಗಿಗಳ ಪೈಕಿ ಸೃಷ್ಟಿಯ ಆರಂಭ ಮಾಡುವವನೂ ಅದನ್ನು ಪುನರಾವರ್ತಿಸುವವನೂ ಯಾರಾದರೂ ಇದ್ದಾನೆಯೇ?" ಎಂದು ಇವರೊಡನೆ ಕೇಳಿರಿ. ಹೇಳಿರಿ- "ಸೃಷ್ಟಿಯನ್ನು ಆರಂಭಿಸುವವನೂ ಅದನ್ನು ಪುನರಾವರ್ತಿಸುವವನೂ ಕೇವಲ ಅಲ್ಲಾಹನೇ. ಹೀಗಿರುತ್ತ ನೀವು ಇದಾವ ತದ್ವಿರುದ್ಧ ಮಾರ್ಗದಲ್ಲಿ ನಡೆಸಲ್ಪಡುತ್ತಿರುವಿರಿ?"

قُلْ هَلْ مِنْ شُرَكَائِكُمْ مَنْ يَبْدَأُ
الْخَلْقَ ثُمَّ يُعِيدُهُ قُلِ اللَّهُ يَبْدَأُ الْخَلْقَ
ثُمَّ يُعِيدُهُ فَأَلْفِي تُؤْفَكُونَ ﴿٣٤﴾

35. "ನೀವಿರಿಸಿಕೊಂಡಿರುವ ಸಹಭಾಗಿಗಳ ಪೈಕಿ ಯಾರಾದರೂ ಸತ್ಯದ ಕಡೆಗೆ ಮಾರ್ಗದರ್ಶನ ನೀಡುವವನೂ ಇದ್ದಾನೆಯೇ?" ಎಂದು ಇವರೊಡನೆ ಕೇಳಿರಿ. ಹೇಳಿರಿ- "ಸತ್ಯದ ಕಡೆಗೆ ಮಾರ್ಗದರ್ಶನ ಮಾಡುವವನು ಕೇವಲ ಅಲ್ಲಾಹನೇ. ಹೀಗಿರುತ್ತ ಸತ್ಯದ ಕಡೆಗೆ ಮಾರ್ಗದರ್ಶನ ಮಾಡುವವನು ಅನುಸರಣೆಗೆ ಹೆಚ್ಚು ಅರ್ಹನೋ ಅಥವಾ ತನಗೆ ಮಾರ್ಗದರ್ಶನ ಮಾಡಿಸದಿದ್ದರೆ ಸ್ವತಃ ಸನ್ಮಾರ್ಗ ಹೊಂದದವನು ಅನುಸರಣೆಗೆ ಹೆಚ್ಚು ಅರ್ಹನೋ? ನಿಮಗೇನಾಗಿ ಬಿಟ್ಟಿದೆ? ನೀವೆಂತಹ ತದ್ವಿರುದ್ಧ ತೀರ್ಮಾನ ಕೈಗೊಳ್ಳುತ್ತೀರಿ?"

قُلْ هَلْ مِنْ شُرَكَائِكُمْ مَنْ يَهْدِي
إِلَى الْحَقِّ قُلِ اللَّهُ يَهْدِي لِلْحَقِّ أَفَمَنْ
يَهْدِي إِلَى الْحَقِّ أَحَقُّ أَنْ يُتَّبَعَ أَمْ
يَهْدِي إِلَّا أَنْ يَهْدِيَ فَمَا لَكُمْ
كَيفَ تَحْكُمُونَ ﴿٣٥﴾

10. ಜನಸಾಮಾನ್ಯರನ್ನುದ್ದೇಶಿಸಿ ಈ ಮಾತು ಹೇಳಲಾಗುತ್ತಿದೆ ಎಂಬುದು ಗಮನಾರ್ಹ. ನೀವು ಯಾವ ಕಡೆಗೆ ತಿರುಗುತ್ತಿದ್ದೀರಿ ಎಂದು ಅವರೊಡನೆ ಕೇಳಲಾಗುತ್ತಿಲ್ಲ. ಬದಲಾಗಿ, "ಯಾವ ಕಡೆಗೆ ತಿರುಗಿಸಲ್ಪಡುತ್ತಿದ್ದೀರಿ?" ಎಂದು ಕೇಳಲಾಗುತ್ತಿದೆ. ಇದರಿಂದ ಜನರನ್ನು ಸನ್ಮಾರ್ಗದಿಂದ ದೂರಸರಿಸಿ ದುರ್ಮಾರ್ಗದ ಕಡೆಗೆ ತಿರುಗಿಸುವಂತಹ ವ್ಯಕ್ತಿ ಅಥವಾ ಸಮೂಹ ಅಸ್ತಿತ್ವದಲ್ಲಿದೆ ಎಂದು ವ್ಯಕ್ತವಾಗುತ್ತದೆ. ಆದ್ದರಿಂದಲೇ ಕುರುಡರಂತೆ ನೀವು ಪಥಭ್ರಷ್ಟಗೊಳಿಸುವವರ ಹಿಂದೆ ಯಾಕೆ ಹೋಗುತ್ತಿದ್ದೀರಿ ಎಂದು ಕೇಳಲಾಗುತ್ತಿದೆ. 'ವಾಸ್ತವಿಕತೆ ಹೀಗಿರುವಾಗ ನೀವು ಹೋಗುತ್ತಿರುವುದಾದರೂ ಯಾವ ಕಡೆಗೆ? ನಿಮ್ಮ ವಿವೇಕವನ್ನು ಉಪಯೋಗಿಸಿ ನೀವು ಆಲೋಚಿಸುವುದಿಲ್ಲವೇಕೆ?' ಎನ್ನಲಾಗುತ್ತಿದೆ.

36. ವಾಸ್ತವದಲ್ಲಿ ಅವರ ಪೈಕಿ ಹೆಚ್ಚಿನವರು ಊಹೆ ಮತ್ತು ಗುಮಾನಿಗಳನ್ನು ಮಾತ್ರ ಹಿಂಬಾಲಿಸುತ್ತಾರೆ.¹¹ ವಸ್ತುತಃ ಗುಮಾನಿಯು ಸತ್ಯದ ಅವಶ್ಯಕತೆಯನ್ನು ಎಷ್ಟಕ್ಕೂ ಪೂರೈಸುವುದಿಲ್ಲ. ಇವರು ಮಾಡುತ್ತಿರುವುದನ್ನೆಲ್ಲಾ ಅಲ್ಲಾಹನು ಚೆನ್ನಾಗಿ ಅರಿಯುತ್ತಾನೆ.

وَمَا يَتَّبِعُ أَكْثَرُهُمْ إِلَّا ظَنًّا إِنَّ
الظَّنَّ لَا يُغْنِي مِنَ الْحَقِّ شَيْئًا إِنَّ
اللَّهَ عَلِيمٌ بِمَا يَفْعَلُونَ ﴿٣٦﴾

37. ಈ ಕುರ್ಆನ್ ಅಲ್ಲಾಹನ 'ದಿವ್ಯವಾಣಿ' ಮತ್ತು ಬೋಧನೆಯ ಹೊರತು ರಚಿಸಲ್ಪಡುವಂತಹ ವಸ್ತುವಲ್ಲ. ನಿಜವಾಗಿ ಇದು ಹಿಂದೆ ಬಂದಿದ್ದುದರ ದೃಢೀಕರಣವೂ ಪರಮ ಗ್ರಂಥದ ವಿವರಣೆಯೂ ಆಗಿರುತ್ತದೆ. ಇದು ಸರ್ವಲೋಕಾಧಿಪತಿಯ ಕಡೆಯಿಂದ ಬಂದಿರುವುದು ಎಂಬುದರಲ್ಲಿ ಯಾವ ಸಂದೇಹವೂ ಇಲ್ಲ.

وَمَا كَانَ هَذَا الْقُرْآنُ أَنْ يُفْتَرَى
مِنْ دُونِ اللَّهِ وَلَكِنْ تَصْدِيقَ الَّذِي
بَيْنَ يَدَيْهِ وَتَفْصِيلَ الْكِتَابِ لَا رَيْبَ
فِيهِ مِنْ سَرِّ الْعَالَمِينَ ﴿٣٧﴾

38. ಇದನ್ನು ಪೈಗಂಬರರು ಸ್ವತಃ ರಚಿಸಿಕೊಂಡರೆಂದು ಇವರು ಹೇಳುತ್ತಾರೆಯೇ? ಹೇಳಿರಿ:- "ನೀವು ನಿಮ್ಮ ಈ ಆಪಾದನೆಯ ಬಗ್ಗೆ ಸತ್ಯವಾದಿಗಳಾಗಿದ್ದರೆ ಇದರಂತಿರುವ ಒಂದು ಅಧ್ಯಾಯವನ್ನು ರಚಿಸಿ ತನ್ನಿರಿ ಮತ್ತು ಅಲ್ಲಾಹನೋರ್ವನನ್ನು ಬಿಟ್ಟು ಯಾರನ್ನೆಲ್ಲ ಸಹಾಯಕ್ಕಾಗಿ ಕರೆಯಲು ಸಾಧ್ಯವಿದೆಯೋ ಅವರನ್ನೆಲ್ಲ ಕರೆದುಕೊಳ್ಳಿರಿ."

أَمْ يَقُولُونَ افْتَرَاهُ طُغْيَانًا تَمُورًا
مِثْلِهِ وَإِنَّا لَمِنَ السَّاطِعِينَ وَمَنْ
دُونِ اللَّهِ إِنْ كُنْتُمْ صَادِقِينَ ﴿٣٨﴾

39. ವಾಸ್ತವದಲ್ಲಿ ಯಾವುದು ಇವರ ಜ್ಞಾನದ ಹಿಡಿತಕ್ಕೆ ಸಿಗಲಿಲ್ಲವೋ ಮತ್ತು ಯಾವುದರ ಕ್ರಿಯಾಫಲವು ಇವರ ಮುಂದೆ ಬರಲಿಲ್ಲವೋ ಅದನ್ನು ಇವರು (ವೃಥಾ ಅನುಮಾನದಿಂದಲೇ) ಸುಳ್ಳಾಗಿಸಿದರು. ಇದೇ ರೀತಿಯಲ್ಲಿ ಇವರ ಪೂರ್ವಿಕರೂ ಸುಳ್ಳಾಗಿಸಿದ್ದರು. ಅನಂತರ ಆ ಅಕ್ರಮಿಗಳ ಪರಿಣಾಮವೇನಾಯಿತೆಂಬುದನ್ನು ನೋಡಿರಿ.

بَلْ كَذَّبُوا بِمَا لَمْ يُحِيطُوا بِهِ لَعَلَّه
كَذَّبَتْ يَدَايَاهُمْ تَأْوِيلُهُ كَذَلِكَ كَذَّبَ الَّذِينَ
مِنْ قَبْلِهِمْ فَانظُرْ كَيْفَ كَانَ عَاقِبَةُ
الظَّالِمِينَ ﴿٣٩﴾

40. ಇವರಲ್ಲಿ ಕೆಲವರು ವಿಶ್ವಾಸವಿರಿಸುವರು ಮತ್ತು ಇನ್ನು ಕೆಲವರು ವಿಶ್ವಾಸವಿರಿಸಲಾರರು. ನಿಮ್ಮ ಪ್ರಭು ಈ ಕಿಡಿಗೇಡಿಗಳನ್ನು ಚೆನ್ನಾಗಿ ಬಲ್ಲವನಾಗಿರುತ್ತಾನೆ.

وَمِنْهُمْ مَنْ يُّؤْمِنُ بِهِ وَمِنْهُمْ مَنْ لَا
يُّؤْمِنُ بِهِ وَرَبُّكَ أَعْلَمُ بِالْمُفْسِدِينَ ﴿٤٠﴾

11. ಅರ್ಥಾತ್- ಧರ್ಮಗಳನ್ನು ಸ್ಥಾಪಿಸಿದ, ತತ್ವಶಾಸ್ತ್ರಗಳನ್ನು ಹೆಣೆದ ಮತ್ತು ಜೀವನದ ನಿಯಮಗಳನ್ನು ರೂಪಿಸಿದ ವ್ಯಕ್ತಿಗಳೂ ಕಲ್ಪನೆ ಮತ್ತು ಭ್ರಮೆಗಳ ಆಧಾರದಲ್ಲೇ ಅದನ್ನು ರಚಿಸಿದರು. ಜ್ಞಾನದ ಆಧಾರದಲ್ಲಲ್ಲ. ಈ ಧಾರ್ಮಿಕ ಮತ್ತು ಲೌಕಿಕ ಮಾರ್ಗದರ್ಶಿಗಳನ್ನು ಅನುಸರಿಸುತ್ತಿರುವವರೂ ತಿಳುವಳಿಕೆ ಮತ್ತು ಜ್ಞಾನದಿಂದಾಗಿಯಲ್ಲ. ಬದಲಾಗಿ ಗುಮಾನಿಯ ಆಧಾರದಲ್ಲೇ ಅವರನ್ನು ಅನುಸರಿಸುತ್ತಿದ್ದಾರೆ. ಇಂತಹ ಮಹಾನ್ ವ್ಯಕ್ತಿಗಳು ಹೀಗೆ ಹೇಳುತ್ತಿರ ಬೇಕಾದರೆ ನನ್ನ ತಾತ ಮುತ್ತಾತಂದಿರು ಅದನ್ನು ಪಾಲಿಸುತ್ತಾ ಬಂದಿರಬೇಕಾದರೆ ಮತ್ತು ಇಡೀ ಲೋಕವೇ ಅವರನ್ನು ಅನುಸರಿಸುತ್ತಿರಬೇಕಾದರೆ ಅವರು ಹೇಳುತ್ತಿರುವುದು ನಿಜವೇ ಆಗಿರಬಹುದು ಎಂಬುದು ಅವರ ಕಲ್ಪನೆ.

41. ಇವರು ನಿಮ್ಮನ್ನು ಸುಳ್ಳಾಗಿಸುತ್ತಿದ್ದರೆ, ಹೇಳಿರಿ; - "ನನ್ನ ಕರ್ಮ ನನಗೆ ಮತ್ತು ನಿಮ್ಮ ಕರ್ಮ ನಿಮಗೆ. ನಾನು ಮಾಡುತ್ತಿರುವ ಯಾವುದೇ ಕರ್ಮದ ಹೊಣೆಯಿಂದ ನೀವು ಮುಕ್ತರು. ನೀವು ಮಾಡುತ್ತಿರುವ ಯಾವುದೇ ಕರ್ಮದ ಹೊಣೆಯಿಂದ ನಾನು ಮುಕ್ತನು."¹²

وَإِنْ كَذَّبُوكَ فَقُلْ لِي عَمَلِي وَلكُمْ عَمَلِكُمْ ۗ أَنْتُمْ بَرِّئُونَ مِمَّا أَعْمَلُ وَأَنَا بَرِيءٌ مِمَّا تَعْمَلُونَ ﴿٤١﴾

42. ಇವರಲ್ಲಿ ಅನೇಕರು ನಿಮ್ಮ ಮಾತುಗಳನ್ನು ಕೇಳುತ್ತಾರೆ. ಆದರೆ ಕಿವುಡರು ಏನನ್ನೂ ಗ್ರಹಿಸದಿದ್ದರೂ ನೀವು ಅವರಿಗೆ ಕೇಳಿ ಸುವಿರಾ?¹³

وَمِنْهُمْ مَّنْ يَسْتَمِعُونَ إِلَيْكَ ۖ أَفَأَنْتَ تُسْمِعُ الصُّمَّ ۖ وَلَوْ كَانُوا لَا يَعْقِلُونَ ﴿٤٢﴾

43. ಇವರಲ್ಲಿ ಅನೇಕರು ನಿಮ್ಮತ್ತ ನೋಡುತ್ತಾರೆ. ಆದರೆ ಕುರುಡರಿಗೆ ಏನೂ ಹೊಳೆಯದಿದ್ದರೂ ನೀವು ಅವರಿಗೆ ಮಾರ್ಗದರ್ಶನ ಮಾಡುವಿರಾ?

وَمِنْهُمْ مَّنْ يَنْظُرُ إِلَيْكَ ۖ أَفَأَنْتَ تَهْدِي الْعُمْى ۖ وَلَوْ كَانُوا لَا يُبْصِرُونَ ﴿٤٣﴾

44. ವಾಸ್ತವದಲ್ಲಿ ಅಲ್ಲಾಹನು ಜನರ ಮೇಲೆ ಅಕ್ರಮವೆಸಗುವುದಿಲ್ಲ. ಜನರು ತಾವೇ ತಮ್ಮ ಮೇಲೆ ಅಕ್ರಮವೆಸಗಿಕೊಳ್ಳುತ್ತಾರೆ.

إِنَّ اللَّهَ لَا يَظْلِمُ الْبَاشَرِ شَيْئًا ۚ وَلَٰكِنَّ الْبَاشَرِ أَنفُسَهُمْ يَظْلِمُونَ ﴿٤٤﴾

45. (ಇಂದು ಇವರು ಐಹಿಕ ಜೀವನದಲ್ಲಿ ಉನ್ನತರಾಗಿದ್ದಾರೆ) ಅಲ್ಲಾಹನು ಇವರನ್ನು ಒಟ್ಟು ಸೇರಿಸುವ ದಿನ (ಇದೇ ಐಹಿಕ ಜೀವನವು) ಇವರಿಗೆ ಹಗಲಿನ ಒಂದು ಕ್ಷಣಕಾಲ ಪರಸ್ಪರ ಪರಿಚಯ ಮಾಡಿಕೊಳ್ಳಲಿಕ್ಕಾಗಿ ತಾವು ತಂಗಿದ್ದಂತೆ (ಭಾಸವಾಗುವುದು) ಅಲ್ಲಾಹನೊಡನೆ ಭೇಟಿಯನ್ನು ಸುಳ್ಳಾಗಿಸಿದವರು ನಿಜಕ್ಕೂ ನಷ್ಟಹೊಂದಿದರೆಂದೂ ಅವರು ಸನ್ಮಾರ್ಗದಲ್ಲಿರಲಿಲ್ಲವೆಂದೂ (ಆಗ ಅವರಿಗೆ ಖಚಿತವಾಗುವುದು).

وَيَوْمَ يَحْشُرُهُمْ كَأَن لَّمْ يَلْبَثُوا إِلَّا سَاعَةً مِّنَ النَّهَارِ يَتَعَارَفُونَ بَيْنَهُمْ ۖ قَدْ خَسِرَ الَّذِينَ كَذَّبُوا بِآيَاتِ اللَّهِ ۖ وَكَانُوا مُهْتَدِينَ ﴿٤٥﴾

46. ಯಾವ ದುಷ್ಟರಿಣಾಮಗಳಿಂದ ನಾವು ಅವರನ್ನು ಹೆದರಿಸುತ್ತೇವೋ ಅದರ ಒಂದಂಶವನ್ನು ನಾವು ನಿಮ್ಮ ಜೀವಮಾನದಲ್ಲೇ ನಿಮಗೆ ತೋರಿಸಬಹುದು ಅಥವಾ ಅದಕ್ಕಿಂತ ಮುಂಚೆಯೇ ನಿಮ್ಮನ್ನು ಎತ್ತಿಕೊಳ್ಳಬಹುದು. ಹೇಗಿದ್ದರೂ ಇವರಿಗೆ ನಮ್ಮ ಕಡೆಗೆ ಬರಲಿಕ್ಕಿದೆ. ಇವರು ಏನೆಲ್ಲ ಮಾಡುತ್ತಿರುವರೋ ಅದರ ಬಗ್ಗೆ ಅಲ್ಲಾಹ್ ಸಾಕ್ಷಿಯಾಗಿರುತ್ತಾನೆ.

وَإِمَّا نُرِيَنَّكَ بَعْضَ الَّذِي نَعِدُهُمْ أَوْ نَتَوَقَّعَنَّكَ فَتَلِينَا مَرْجِعَهُمْ ثُمَّ اللَّهُ شَهِيدٌ عَلَىٰ مَا يَفْعَلُونَ ﴿٤٦﴾

12. ಅರ್ಥಾತ್- ನಿರರ್ಥಕ ಜಗಳ ಕಾಯುವ ಮತ್ತು ಚರ್ಚೆಗಳನ್ನು ನಡೆಸುವ ಅವಶ್ಯಕತೆಯಿಲ್ಲ. ನಾನು ಸುಳ್ಳಾರೋಪ ಹೊರಿಸುತ್ತಿದ್ದರೆ ಅದಕ್ಕೆ ನಾನೇ ಹೊಣೆಗಾರ. ನಿಮ್ಮ ಮೇಲೆ ಅದರ ಯಾವ ಜವಾಬ್ದಾರಿಕೆಯೂ ಇಲ್ಲ. ನೀವು ಸತ್ಯವನ್ನು ತಿರುಚುವ ಮೂಲಕ ನನಗೆ ಯಾವ ಹಾನಿಯನ್ನೂ ಉಂಟು ಮಾಡಲಾರಿರಿ. ನಿಮಗೇ ನೀವು ನಷ್ಟ ಉಂಟು ಮಾಡಿಕೊಳ್ಳುತ್ತಿದ್ದೀರಷ್ಟೆ.

13. ಪ್ರಾಣಿಗಳು ಶಬ್ದವನ್ನು ಕೇಳಿಕೊಳ್ಳುವಂತೆ ಕೇಳಿಕೊಳ್ಳುವುದು ಒಂದು ವಿಧವಾಗಿದೆ. ಇನ್ನೊಂದು ವಿಧ, ಅರ್ಥದ ಕಡೆಗೆ ಗಮನ ಹರಿಸಿ ವಿಷಯ ಸಮರ್ಪಕವಾದುದಾದರೆ ಅದನ್ನು ಸಮ್ಪ್ರತಿಸುವ ಸನ್ನದ್ಧತೆಯೊಂದಿಗೆ ಕೇಳುವುದಾಗಿದೆ.

47. ಪ್ರತಿಯೊಂದು 'ಸಮುದಾಯ'ಕ್ಕೆ ಓರ್ವ ರಸೂಲನಿದ್ದಾನೆ.¹⁴ ಒಂದು ಸಮುದಾಯದ ಬಳಿಗೆ ಅದರ ರಸೂಲ್ ಬಂದಾಗ ಅದರ ತೀರ್ಮಾನವನ್ನು ನ್ಯಾಯಪೂರ್ಣವಾಗಿ ಮಾಡಿಬಿಡಲಾಗುತ್ತದೆ ಮತ್ತು ಅದರ ಮೇಲೆ ಕಿಂಚಿತ್ತೂ ಅಕ್ರಮವೆಸಗಲಾಗುವುದಿಲ್ಲ.

وَ لِكُلِّ أُمَّةٍ رَسُولٌ فَإِذَا جَاءَ
رَسُولُهُمْ فَأُذِيَ بَيْنَهُمْ بِالْقِسْطِ وَهُمْ
لَا يُظْلَمُونَ ﴿٤٧﴾

48. "ನಿಮ್ಮ ಈ ಬೆದರಿಕೆಯು ನಿಜವಾಗಿದ್ದರೆ ಇದು ಪೂರ್ಣಗೊಳ್ಳುವುದು ಯಾವಾಗ?" ಎನ್ನುತ್ತಾರೆ.

وَ يَقُولُونَ مَتَى هَذَا الْوَعْدُ إِن
كُنْتُمْ صَادِقِينَ ﴿٤٨﴾

49. ಹೇಳಿರಿ, "ಸ್ವತಃ ನನ್ನ ಲಾಭ-ಹಾನಿಗಳೂ ನನ್ನ ಅಧಿಕಾರದಲ್ಲಿಲ್ಲ. ಎಲ್ಲವೂ ಅಲ್ಲಾಹನ ವಿಧಿಯನ್ನು ಹೊಂದಿಕೊಂಡಿದೆ. ಪ್ರತಿಯೊಂದು ಸಮುದಾಯಕ್ಕೂ ಒಂದು ನಿಶ್ಚಿತ ಕಾಲಾವಧಿ ಇದೆ. ಈ ಕಾಲಾವಧಿ ಮುಗಿದಾಗ ಕ್ಷಣ ಮಾತ್ರವೂ ಹಿಂದು ಮುಂದಾಗುವುದಿಲ್ಲ."

قُلْ لَا أَمْلِكُ لِنَفْسِي ضَرًّا وَلَا نَفْعًا إِلَّا
مَا شَاءَ اللَّهُ ط لِكُلِّ أُمَّةٍ أَجَلٌ إِذَا
جَاءَ أَجَلُهُمْ فَلَا يَسْتَأْخِرُونَ سَاعَةً
وَ لَا يَسْتَقْدِرُونَ ﴿٤٩﴾

50. ಇವರೊಡನೆ ಹೇಳಿರಿ:- ಅಲ್ಲಾಹನ ಯಾತನೆಯು ರಾತ್ರಿ ಅಥವಾ ಹಗಲಲ್ಲಿ ಹಠಾತ್ತನೆ ಬಂದೆರಗಿ ಬಿಟ್ಟರೆ (ನೀವು ಏನು ಮಾಡಬಲ್ಲೀರಿ) ಎಂಬುದನ್ನು ಯೋಚಿಸಿದೀರಾ? ಅಪರಾಧಿಗಳು ಇದರಲ್ಲಿ ತವಕ ಪಡುವ ವಿಷಯವಾದರೂ ಏನಿದೆ?

قُلْ أَسْرَأْتُمْ إِنِ اتَّكُمُ عَذَابُهُ بَيِّنًا
أَوْ نَهْرًا مَّاذَا يَسْتَعْجِلُ مِنْهُ الْجُرْمُونَ ﴿٥٠﴾

51. ಅದು ನಿಮ್ಮ ಮೇಲೆ ಬಂದೆರಗಿದ ಅನಂತರವೇ ನೀವು ಅದನ್ನು ನಂಬುವೀರಾ? ಈಗ ತಪ್ಪಿಸಿಕೊಳ್ಳಲಿಚ್ಛಿಸುತ್ತೀರಾ? ವಸ್ತುತಃ ನೀವೇ ಅದು ಬೇಗನೆ ಬರಬೇಕೆಂಬ ತರಾತುರಿಯಲ್ಲಿದ್ದೀರಿ.

أَنْتُمْ إِذَا مَا وَقَعَ أَمْنُكُمْ بِهِ ط أَلَيْسَ
كُنْتُمْ بِهِ تَسْتَعْجِلُونَ ﴿٥١﴾

52. ಆ ಬಳಿಕ ಅಕ್ರಮಗಳೊಡನೆ (ಹೀಗೆ) ಹೇಳಲಾಗುವುದು. ಇನ್ನು ಅನಂತ ಕಾಲದ ಯಾತನೆಯನ್ನು ಸವಿಯಿರಿ. ನೀವು ಗಳಿಸುತ್ತಿದ್ದುದರ ಪ್ರತಿಫಲದ ಹೊರತು ಇನ್ನಾವ ಪ್ರತಿಫಲವನ್ನು ನಿಮಗೆ ಕೊಡಲು ಸಾಧ್ಯ?

ثُمَّ قِيلَ لِلَّذِينَ ظَلَمُوا ذُوقُوا عَذَابَ
الْعُلِيِّ هَلْ تُجْزَوْنَ إِلَّا بِمَا كُنْتُمْ تَكْسِبُونَ ﴿٥٢﴾

14. 'ಉಮ್ಮತ್' ಎಂಬ ಪದವನ್ನು ಇಲ್ಲಿ ಒಂದು ಜನಾಂಗ ಎಂಬ ಅರ್ಥದಲ್ಲಿ ಪ್ರಯೋಗಿಸಲಾಗಿಲ್ಲ. ಪ್ರವಾದಿಯ ಆಗಮನದ ನಂತರ ಅವರ ಸಂದೇಶ ಯಾರ್ಯಾರಿಗೆ ತಲಪುತ್ತದೋ ಅವರೆಲ್ಲರೂ ಪ್ರವಾದಿಯ 'ಉಮ್ಮತ್'ನಲ್ಲಿ ಸೇರಿದ್ದಾರೆ. ಅದಕ್ಕಾಗಿ ಪ್ರವಾದಿಯವರು ಅವರ ನಡುವೆ ಜೀವಂತ ಇರಬೇಕಾಗಿಯೂ ಇಲ್ಲ. ಅವರ ಬೋಧನೆಗಳು ಅಸ್ತಿತ್ವದಲ್ಲಿರುವಷ್ಟು ಕಾಲ ಮತ್ತು ಅವರು ಯಾವುದರ ಬೋಧನೆ ಕೊಡುತ್ತಿದ್ದಾರೆಂದು ಪ್ರತಿಯೊಬ್ಬನಿಗೂ ತಿಳಿಯಲು ಸಾಧ್ಯವಿರುವಷ್ಟು ಕಾಲ, ಲೋಕದ ಜನರೆಲ್ಲರೂ ಅವರ 'ಉಮ್ಮತ್' ಎಂದು ಪರಿಗಣಿಸಲ್ಪಡುವರು. ಮುಂದೆ ಬರುತ್ತಿರುವ ಆದೇಶಗಳು ಅವರೆಲ್ಲರಿಗೂ ಅನ್ವಯವಾಗುವುದು. ಈ ಅರ್ಥದಲ್ಲಿ ಮುಹಮ್ಮದ್(ಸ) ಆಗಮನದ ನಂತರ ಲೋಕದಲ್ಲಿರುವ ಮಾನವರೆಲ್ಲರೂ ಅವರ ಉಮ್ಮತಿಗಳಾಗಿದ್ದಾರೆ. ಕುರ್ಆನ್ ತನ್ನ ನೈಜ ರೂಪದಲ್ಲಿ ಇರುವಷ್ಟು ಕಾಲವೂ ಅವರು ಉಮ್ಮತಿಗಳಾಗಿಯೇ ಇರುವರು. ಆದ್ದರಿಂದಲೇ ಸೂಕ್ತದಲ್ಲಿ "ಪ್ರತಿಯೊಂದು ಜನಾಂಗಕ್ಕೂ ಓರ್ವ ಪ್ರವಾದಿ ಇದ್ದಾರೆ" ಎಂದು ಹೇಳಲಾಗಿಲ್ಲ. ಬದಲಾಗಿ "ಪ್ರತಿಯೊಂದು ಉಮ್ಮತ್‌ಗೆ ಓರ್ವ ಪ್ರವಾದಿ ಇದ್ದಾರೆ" ಎಂದು ಹೇಳಲಾಗಿದೆ.

53. "ನೀವು ಹೇಳುತ್ತಿರುವುದು ನಿಜಕ್ಕೂ ಸತ್ಯವೇ?" ಎಂದು ಕೇಳುತ್ತಾರೆ. ಹೇಳಿರಿ; "ನನ್ನ ಪ್ರಭುವಿನಾಣೆ, ಇದು ಖಂಡಿತವಾಗಿಯೂ ಸತ್ಯ. ಅದು ಸಂಭವಿಸುವುದನ್ನು ತಡೆಯುವಷ್ಟು ಸಾಮರ್ಥ್ಯ ನಿಮಗಿಲ್ಲ."

وَيَسْتَبْشِرُونَكَ أَحَىٰ هُوَ قَوْلُ إِيٍّ وَ سَرِيٍّ
إِنَّهُ لَحَقٌّ ۖ وَمَا أَنْتُمْ بِمُعْجِزِينَ ﴿٥٣﴾

54. ಅಕ್ರಮವೆಸಗಿದ ಪ್ರತಿಯೊಬ್ಬನ ಬಳಿ ಭೂಮಿಯ ಸಕಲ ಸಂಪತ್ತು ಇದ್ದರೂ ಆ ಯಾತನೆಯಿಂದ ಪಾರಾಗಲಿಕ್ಕಾಗಿ ಅವನು ಅದನ್ನೆಲ್ಲ ಪರಿಹಾರವಾಗಿ ಕೊಡಲು ಸಿದ್ಧನಾಗುವನು. ಇವರು ಆ ಯಾತನೆಯನ್ನು ಕಂಡಾಗ ಮನದೊಳಗೇ ಮರುಗುವರು. ಆದರೆ ಅವರ ನಡುವೆ ನ್ಯಾಯಪೂರ್ಣವಾದ ತೀರ್ಮಾನ ಕೈಕೊಳ್ಳಲಾಗುವುದು. ಅವರ ಮೇಲೆ ಯಾವ ಅಕ್ರಮವೂ ಆಗಲಾರದು.

وَكُو أَنْ لِكُلِّ نَفْسٍ ظَلَمَتْ مَا فِي الْأَرْضِ
لَا فُتِدَتْ بِهِ ۖ وَأَسْرُوا التَّدَامَةَ لِمَا
رَأَوْا الْعَدَابَ ۖ وَفُضِيَ بَيْنَهُمْ بِالْقِسْطِ
وَهُمْ لَا يُظْلَمُونَ ﴿٥٤﴾

55. ಕೇಳಿರಿ! ಆಕಾಶಗಳಲ್ಲೂ ಭೂಮಿಯಲ್ಲೂ ಇರುವುದೆಲ್ಲವೂ ಅಲ್ಲಾಹನದೇ. ಕೇಳಿರಿ, ಅಲ್ಲಾಹನ ವಾಗ್ಧಾನ ಸತ್ಯವಾದುದು. ಆದರೆ ಹೆಚ್ಚಿನವರು ಅರಿತಿರುವುದಿಲ್ಲ.

أَلَا إِنَّ لِلَّهِ مَا فِي السَّمَوَاتِ وَالْأَرْضِ ۗ
أَلَا إِنَّ وَعْدَ اللَّهِ حَقٌّ ۖ وَلَكِنَّ أَكْثَرَهُمْ
لَا يَعْلَمُونَ ﴿٥٥﴾

56. ಅವನೇ ಜೀವದಾನ ಮಾಡುತ್ತಾನೆ ಅವನೇ ಮರಣ ಕೊಡುತ್ತಾನೆ. ಮತ್ತು ನಿಮಗೆಲ್ಲರಿಗೂ ಅವನ ಕಡೆಗೇ ಮರಳಲಿಕ್ಕಿದೆ.

هُوَ يَحْيِي وَيُمِيتُ ۖ وَإِلَيْهِ تُرْجَعُونَ ﴿٥٦﴾

57. ಜನರೇ! ನಿಮ್ಮ ಪ್ರಭುವಿನ ಕಡೆಯಿಂದ ನಿಮಗೊಂದು ಉಪದೇಶ ಬಂದಿದೆ. ಇದು ಮನಸ್ಸುಗಳೊಳಗಿನ ಕಾಯಿಲೆಗಳ ಗುಣೋಷಧವಾಗಿದೆ ಮತ್ತು ಅದನ್ನು ಸ್ವೀಕರಿಸಿಕೊಂಡವರಿಗೆ ಸನ್ಮಾರ್ಗದರ್ಶನವೂ ಕೃಪೆಯೂ ಆಗಿರುತ್ತದೆ.

يَا أَيُّهَا النَّاسُ قَدْ جَاءَكُمْ مَوْعِظَةٌ مِّنْ
رَّبِّكُمْ وَشِفَاءٌ لِّمَا فِي الصُّدُورِ ۗ
وَهُدًى وَرَحْمَةٌ لِّلْمُؤْمِنِينَ ﴿٥٧﴾

58. ಓ ಪೈಗಂಬರರೇ, (ಹೀಗೆ) ಹೇಳಿರಿ: "ಇದನ್ನು ಅವತೀರ್ಣಗೊಳಿಸಿದುದು ಅಲ್ಲಾಹನ ಅನುಗ್ರಹ ಮತ್ತು ಕೃಪೆಯಾಗಿರುತ್ತದೆ. ಇದಕ್ಕಾಗಿ ಜನರು ಸಂತೋಷ ಪಡಬೇಕು. ಜನರು ಶೇಖರಿಸುತ್ತಿರುವ ಎಲ್ಲ ವಸ್ತುಗಳಿಗಿಂತಲೂ ಇದು ಉತ್ತಮವಾಗಿದೆ."

قُلْ بِفَضْلِ اللَّهِ وَبِرَحْمَتِهِ فَبِذَلِكَ
فَلْيَفْرَحُوا ۗ هُوَ خَيْرٌ مِّمَّا يَجْمَعُونَ ﴿٥٨﴾

59. ಓ ಪೈಗಂಬರರೇ! ಇವರೊಡನೆ ಹೇಳಿರಿ- "ಅಲ್ಲಾಹನು ನಿಮಗಾಗಿ ಇಳಿಸಿದ್ದ 'ರಿಝ್ಕಾ'ನ¹⁵ ಪೈಕಿ ನೀವಾಗಿಯೇ ಕೆಲವನ್ನು 'ನಿಷಿದ್ಧ'

قُلْ أَرَأَيْتُمْ مَا أَنْزَلَ اللَّهُ لَكُمْ مِّنْ
رِّزْقٍ فَجَعَلْتُمْ مِنْهُ حَرَامًا وَحَلَالًا ۗ قُلْ

15. 'ರಿಝ್ಕಾ' ಎಂಬ ಪದ ಉರ್ದು ಭಾಷೆಯಲ್ಲಿ ತಿನ್ನುವ-ಕುಡಿಯುವ ವಸ್ತುಗಳಿಗೆ ಉಪಯೋಗಿಸಲ್ಪಡುತ್ತದೆ. ಆದರೆ ಅರಬಿ ಭಾಷೆಯಲ್ಲಿ

ಮತ್ತು ಕೆಲವನ್ನು 'ಧರ್ಮಸಮ್ಮತ'ಗೊಳಿಸಿದುದರ ಬಗ್ಗೆ ನೀವು ವಿವೇಚಿಸಿದ್ದೀರಾ?"¹⁶ ಅಲ್ಲಾಹನು ನಿಮಗೆ ಇದರ ಅನುಮತಿ ನೀಡಿದ್ದನೋ ಅಥವಾ ನೀವು ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸುತ್ತಿರುವಿರೋ ಎಂದು ಇವರೊಡನೆ ಕೇಳಿ.¹⁷

60. ಅಲ್ಲಾಹನ ಮೇಲೆ ಇಂತಹ ಸುಳ್ಳಾರೋಪ ಹೊರಿಸುವವರೊಂದಿಗೆ ನಿರ್ಣಾಯಕ ದಿನದಂದು ಹೇಗೆ ವ್ಯವಹರಿಸಲಾಗುವುದೆಂದು ಅವರು ಊಹಿಸಿದ್ದಾರೆಯೇ? ಅಲ್ಲಾಹನಾದರೋ ಜನರ ಮೇಲೆ ಕೃಪಾ ಕಟಾಕ್ಷವನ್ನಿರಿಸುತ್ತಾನೆ. ಆದರೆ ಹೆಚ್ಚಿನವರು ಕೃತಜ್ಞತೆ ತೋರುವುದಿಲ್ಲ.

61. ಓ ಪೈಗಂಬರರೇ, ನೀವು ಯಾವುದೇ ಅವಸ್ಥೆಯಲ್ಲಿದ್ದರೂ ಕುರ್ಆನಿಂದ ಏನನ್ನು ಕೇಳಿಸುತ್ತಿದ್ದರೂ ಮತ್ತು ಜನರೇ, ನೀವೂ ಏನನ್ನೂ ಮಾಡುತ್ತಲಿದ್ದರೂ ಆ ವೇಳೆ ನಾವು ನಿಮ್ಮನ್ನು ನೋಡುತ್ತಿರುತ್ತೇವೆ. ನಿಮ್ಮ ಪ್ರಭುವಿನ ದೃಷ್ಟಿಯಿಂದ ಅಡಗಿರುವ ಹಾಗೂ ಒಂದು ಸುಸ್ಪಷ್ಟ ಗ್ರಂಥದಲ್ಲಿ ಲಿಖಿತಗೊಂಡಿರದ ಅಣು ಮಾತ್ರ ವಸ್ತುವೂ ಚಿಕ್ಕದಾಗಲಿ ದೊಡ್ಡದಾಗಲಿ ಭೂಮಿಯಲ್ಲೂ ಇಲ್ಲ, ಆಕಾಶಗಳಲ್ಲೂ ಇಲ್ಲ.

62. ಕೇಳಿರಿ! ನಿಶ್ಚಯವಾಗಿಯೂ ಅಲ್ಲಾಹನ ಮಿತ್ರರಾಗಿರುವವರಿಗೆ, ಯಾವತ್ತು ಭಯ ಮತ್ತು ವ್ಯಥೆಯ ಸಂಭವವೇ ಇಲ್ಲ.

63. ಅವರು ಸತ್ಯವಿಶ್ವಾಸವಿರಿಸಿಕೊಂಡವರು ಮತ್ತು ಧರ್ಮನಿಷ್ಠೆಯ ನಿಲುವೆಯನ್ನಿರಿಸಿ ಕೊಂಡವರು.

64. ಇಹಪರ ಜೀವನಗಳೆರಡರಲ್ಲೂ ಅವರಿಗೆ ಭಾರೀ ಶುಭವಾತೆ

اللَّهُ أَذِنَ لَكُمْ عَلَى اللَّهِ تَفْتَرُونَ ﴿٥٩﴾

وَمَا ظَنُّ الَّذِينَ يَفْتَرُونَ عَلَى اللَّهِ الْكِبْرَ
يَوْمَ الْقِيَامَةِ إِنَّ اللَّهَ لَذُو فَضْلٍ عَلَى
النَّاسِ وَلَكِنَّ أَكْثَرَهُمْ لَا يَشْكُرُونَ ﴿٦٠﴾

وَمَا تَكُونُ فِي شَأْنٍ وَمَا تَتْلُوا مِنْهُ
مَنْ قُرْآنٍ وَلَا تَعْمَلُونَ مِنْ عَمَلٍ
إِلَّا كُنَّا عَلَيْكُمْ شُهُودًا إِذْ تُفِيضُونَ
فِيهِ وَمَا يَعْزُبُ عَنْ رَبِّكَ مِنْ
مِثْقَالِ ذَرَّةٍ فِي الْأَرْضِ وَلَا فِي
السَّمَاءِ وَلَا أَصْغَرَ مِنْ ذَلِكَ وَلَا
كَبْرًا إِلَّا فِي كِتَابٍ مُبِينٍ ﴿٦١﴾

الْآلِ إِنَّ أَوْلِيَاءَ اللَّهِ لَا خَوْفٌ عَلَيْهِمْ
وَلَا هُمْ يَحْزَنُونَ ﴿٦٢﴾

الَّذِينَ آمَنُوا وَكَانُوا يَتَّقُونَ ﴿٦٣﴾

لَهُمُ الْبُشْرَى فِي الْحَيَاةِ الدُّنْيَا وَفِي

ಅದರ ಅರ್ಥ 'ಆಹಾರಕ್ಕೆ ಸೀಮಿತವಾಗಿಲ್ಲ. ಕೊಡುಗೆ, ಉಡುಗೊರೆ ಮತ್ತು ಸೌಭಾಗ್ಯ ಎಂಬ ಅರ್ಥದಲ್ಲೂ ಅದರ ಉಪಯೋಗ ಸಾಮಾನ್ಯವಾಗಿದೆ. ಅಲ್ಲಾಹನು ಮನುಷ್ಯನಿಗೆ ಭೂಮಿಯಲ್ಲಿ ಏನೆಲ್ಲಾ ನೀಡಿದ್ದಾನೋ ಅದೆಲ್ಲವೂ ಅವನ 'ರಿಝ್ಕ' ಆಗಿದೆ.

16. ಅರ್ಥಾತ್- ತಮ್ಮ ಪಾಲಿಗೆ ಕಾನೂನು ಮತ್ತು ಶರೀಅತನ್ನು ರಚಿಸಲು ನೀವು ಸ್ವಯಂ ಸ್ವತಂತ್ರರಾದಿರಿ. ವಾಸ್ತವದಲ್ಲಿ ಯಾರು 'ರಿಝ್ಕ' ಅಥವಾ ಜೀವನಾಧಾರವನ್ನು ಒದಗಿಸಿದ್ದಾನೋ, ಅವನಿಗೇ ಅದರ ಸಿಂಧು-ಅಸಿಂಧುಗಳ ಮೇರೆ ಮತ್ತು ನಿಯಮಗಳನ್ನು ರೂಪಿಸುವ ಅಧಿಕಾರವಿದೆ.

17. ಸುಳ್ಳಾರೋಪ ಹೊರಿಸುವುದರ ಮೂರು ವಿಧಗಳಿವೆ. ಮೊದಲನೆಯದಾಗಿ ಅಲ್ಲಾಹನು ಸ್ವತಃ ಈ ಅಧಿಕಾರವನ್ನು ಮನುಷ್ಯನಿಗೆ ನೀಡಿದ್ದಾನೆ ಎಂದು ಹೇಳುವುದು. ಎರಡನೆಯದಾಗಿ ನಮ್ಮ ಪಾಲಿಗೆ ಕಾನೂನು ಮತ್ತು ಶರೀಅತನ್ನು ಗೊತ್ತುಪಡಿಸುವುದು ಅಲ್ಲಾಹನ ಕೆಲಸವಲ್ಲ ಎಂದು ಹೇಳುವುದು. ಮೂರನೆಯದಾಗಿ ಸಿಂಧು-ಅಸಿಂಧುಗಳು ಅಲ್ಲಾಹನ ವತಿಯಿಂದಾಗಿದೆ ಎಂದು ಹೇಳಿ ಆಧಾರ ಪ್ರಮಾಣದ ರೂಪದಲ್ಲಿ ಅಲ್ಲಾಹನ ಯಾವುದೇ ಗ್ರಂಥವನ್ನು ಸಮರ್ಪಿಸದಿರುವುದು.

ಇದೆ. ಅಲ್ಲಾಹನ ವಚನಗಳು ಬದಲಾಗುವಂತಿಲ್ಲ. ಇದುವೇ ಅತಿ ಹಿಂದಾದ ಯಶಸ್ಸು.

65. ಓ ಪೈಗಂಬರರೇ, ಇವರು ನಿಮ್ಮ ಬಗ್ಗೆ ಸೃಷ್ಟನೆ ಮಾಡುತ್ತಿರುವ ಮಾತುಗಳು ನಿಮ್ಮನ್ನು ದುಃಖಕ್ಕೀಡು ಮಾಡದಿರಲಿ, ಪ್ರತಿಷ್ಠೆಯು ಸರ್ವ ಸಂಪೂರ್ಣವಾಗಿ ಅಲ್ಲಾಹನ ಅಧಿಕಾರದಲ್ಲಿದೆ. ಅವನು ಸರ್ವಶ್ರುತನೂ ಸರ್ವಜ್ಞನೂ ಆಗಿರುತ್ತಾನೆ.

66. ತಿಳಿದುಕೊಳ್ಳಿರಿ- ಆಕಾಶಗಳಲ್ಲಿರುವವರಿರಲಿ ಅಥವಾ ಭೂಮಿಯ ಮೇಲಿರುವವರಿರಲಿ ಎಲ್ಲರೂ ಅಲ್ಲಾಹನ ಅಧೀನರು. ಅಲ್ಲಾಹನ ಹೊರತು (ಸ್ವಯಂ ನಿರ್ಮಿತ) ಸಹಭಾಗಿಗಳನ್ನು ಕರೆಯುತ್ತಿರುವವರು ಕೇವಲ ಕಲ್ಪಿತ ಕಲ್ಪನೆಗಳ ಹಿಂಬಾಲಕರು ಮತ್ತು ಅವರು ಬರೇ ಊಹಾಪೋಹಗಳನ್ನಷ್ಟೇ ಮಾಡುತ್ತಾರೆ.

67. ನೀವು ಪ್ರಶಾಂತಿಯನ್ನು ಪಡೆಯಲಾಗುವಂತೆ ನಿಮಗಾಗಿ ರಾತ್ರಿಯನ್ನು ಮಾಡಿದವನೂ ಪ್ರಕಾಶಮಾನವಾಗಿ ಹಗಲನ್ನು ಮಾಡಿದವನೂ ಅಲ್ಲಾಹನೇ ಆಗಿರುತ್ತಾನೆ. ಇದರಲ್ಲಿ (ಪೈಗಂಬರರ ಕರೆಯನ್ನು ಕಿವಿಗೊಟ್ಟು) ಆಲಿಸುವವರಿಗೆ ದೃಷ್ಟಾಂತಗಳಿವೆ.

68. ಅಲ್ಲಾಹನು ತನಗೋರ್ವ ಪುತ್ರನನ್ನು ಮಾಡಿಕೊಂಡಿದ್ದಾನೆಂದು ಜನರಾಡಿಬಿಟ್ಟರು, 'ಅಲ್ಲಾಹ್ ಪರಮ ಪವಿತ್ರನು', ಅವನಂತು ನಿರಪೇಕ್ಷನಾಗಿರುತ್ತಾನೆ. ಭೂಮಿ ಮತ್ತು ಆಕಾಶಗಳಲ್ಲಿರುವ ದೆಲ್ಲವೂ ಅವನ ಸ್ವಂತ ಸೊತ್ತು. ಈ ಮಾತಿಗೆ ನಿಮ್ಮಲ್ಲಿ ಆಧಾರ ಪ್ರಮಾಣವಾದರೂ ಏನಿದೆ? ಅಲ್ಲಾಹನ ಬಗ್ಗೆ ನಿಮಗೆ ತಿಳಿಯದುದನ್ನು ಹೇಳುತ್ತೀರಾ?

69. ಓ ಪೈಗಂಬರರೇ, ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸುವವರು ಎಂದೆಂದಿಗೂ ಕೃತಾರ್ಥರಾಗಲಾರರೆಂದು ಹೇಳಿ ಬಿಡಿರಿ.

70. ಕೇವಲ ಕೆಲವೇ ದಿನಗಳ ಇಹಲೋಕ ಜೀವನದಲ್ಲಿ ಅವರು ಆನಂದ ಪಟ್ಟುಕೊಳ್ಳಲಿ. ಆಮೇಲೆ ಅವರು ನಮ್ಮ ಕಡೆಗೇ ಮರಳಬೇಕಾಗಿದೆ. ಅನಂತರ ಅವರು ಮಾಡುತ್ತಿರುವ ಸತ್ಯನಿಷೇಧ ಕಾರ್ಯಕ್ಕಾಗಿ ನಾವು ಅವರಿಗೆ ಘೋರ ಯಾತನೆಯ ಸವಿಯನ್ನುಣಿಸುವೆವು.

الْآخِرَةُ لَا تَبْدِيلَ لِكَلِمَاتِ اللَّهِ
ذَلِكَ هُوَ الْقَوْلُ الْعَظِيمُ ﴿٦٥﴾

وَلَا يَحْزُنُكَ قَوْلُهُمْ إِنَّ الْعِزَّةَ لِلَّهِ
جَبِيًّا هُوَ السَّمِيعُ الْعَلِيمُ ﴿٦٦﴾

أَلَا إِنَّ لِلَّهِ مَنْ فِي السَّمَوَاتِ وَمَنْ فِي
الْأَرْضِ وَمَا يَتَّبِعُهُ الَّذِينَ يَدْعُونَ
مِنْ دُونِ اللَّهِ شُرَكَاءَ إِنْ يَتَّبِعُونَ إِلَّا
الظَّنَّ وَإِنْ هُمْ إِلَّا يَخْرُصُونَ ﴿٦٦﴾

هُوَ الَّذِي جَعَلَ لَكُمْ الْبَيْلَ لِتَسْكُنُوا
فِيهِ وَالتَّهَارَ مُبْصِرًا إِنْ فِي ذَلِكَ
لَآيَاتٍ لِقَوْمٍ يُسْمِعُونَ ﴿٦٧﴾

قَالُوا اتَّخَذَ اللَّهُ وَلَدًا سُبْحٰنَهُ هُوَ الْعَزِيزُ
لَهُ مَا فِي السَّمٰوٰتِ وَمَا فِي الْأَرْضِ
إِنْ عِنْدَكُمْ مِنْ سُلْطٰنٍ بِهٰذَا أَهْوٰتُونَ
عَلَى اللَّهِ مَا لَا تَعْلَمُونَ ﴿٦٨﴾

قُلْ إِنَّ الَّذِينَ يَقْتُرُونَ عَلَى اللَّهِ الْكُذِبَ
لَا يُفْلِحُونَ ﴿٦٩﴾

مَتَاعًا فِي الدُّنْيَا ثُمَّ إِلَيْنَا مَرْجِعُهُمْ ثُمَّ
نُنْفِئُهُمُ الْعَذَابَ الشَّدِيدَ بِمَا كَانُوا يَكْفُرُونَ ﴿٧٠﴾

71. ಇವರಿಗೆ ನೂಹರ ಸಮಾಚಾರ ತಿಳಿಸಿರಿ. ಅವರು ತಮ್ಮ ಜನಾಂಗಕ್ಕೆ ಹೇಳಿದಾಗಿನ ವೃತ್ತಾಂತ "ಓ ನನ್ನ ಜನಾಂಗ ಬಾಂಧವರೇ, ನಿಮ್ಮ ನಡುವೆ ನನ್ನ ಇರುವಿಕೆಯೂ ಅಲ್ಲಾಹನ ವಚನಗಳನ್ನು ಹೇಳಿ ಹೇಳಿ ನಿಮ್ಮನ್ನು ಅಲಕ್ಷ್ಯಭಾವದಿಂದ ಎಚ್ಚರಗೊಳಿಸುವುದೂ ನಿಮಗೆ ಅಸಹನೀಯವಾಗಿರುವುದಾದರೆ ನನ್ನ ಭರವಸೆ ಅಲ್ಲಾಹನ ಮೇಲಿದೆ. ನೀವು ಸ್ವಯಂ ನಿಶ್ಚಯಿಸಿ ಕೊಂಡಿರುವ ಸಹಭಾಗಿಗಳನ್ನು ಜತೆಗೂಡಿಸಿಕೊಂಡು ಒಂದು ಒಮ್ಮತದ ನಿರ್ಧಾರವನ್ನು ಮಾಡಿಕೊಳ್ಳಿರಿ. ನಿಮ್ಮ ಮುಂದಿರುವ ಯೋಜನೆಯ ಯಾವ ಅಂಶವೂ ನಿಮ್ಮ ದೃಷ್ಟಿಯಿಂದ ಮರೆಯಾಗಿ ಹೋಗದಂತೆ ಅದರ ಬಗ್ಗೆ ಚೆನ್ನಾಗಿ ವಿವೇಚಿಸಿಕೊಳ್ಳಿರಿ. ಅನಂತರ ಅದನ್ನು ನನ್ನ ವಿರುದ್ಧ ಕಾರ್ಯಾಚರಣೆಗೆ ತನ್ನಿರಿ ಮತ್ತು ನನಗೆ ಸಮಯಾವಕಾಶ ಕೊಡಲೇ ಬೇಡಿರಿ.

وَإِن لِّ عَلَيْهِمْ نَبَأٌ نُوحٍ إِذْ قَالَ لِقَوْمِهِ
يَقَوْمِ إِن كَانَ كَبُرَ عَلَيْكُمْ مَقَامِي وَ
تَذَكِّيْرِي بِآيَاتِ اللَّهِ فَعَلَى اللَّهِ تَوَكَّلْتُ
فَأَجْمِعُوا أَمْرَكُمْ وَشُرَكَاكُمْ ثُمَّ لَا يَكُنْ
أَمْرُكُمْ عَلَيْكُمْ غُمَّةً ثُمَّ اقْضُوا إِلَيَّ
وَلَا تَنْظُرُونِ ⑦

72. ನೀವು ನನ್ನ ಉಪದೇಶವನ್ನು ತಿರಸ್ಕರಿಸಿದರೆ, (ನನಗೆ ನಷ್ಟವೇನು?) ನಾನಂತು ನಿಮ್ಮಿಂದ ಯಾವತ್ತು ಪ್ರತಿಫಲಾಪೇಕ್ಷಕನಾಗಿರಲಿಲ್ಲ. ನನ್ನ ಪ್ರತಿಫಲವು ಅಲ್ಲಾಹನಲ್ಲಿದೆ. (ಯಾರಾದರೂ ಮಾನ್ಯ ಮಾಡಲಿ ಅಥವಾ ಮಾಡದಿರಲಿ) ನಾನು ಸ್ವಯಂ ಮುಸ್ಲಿಮನಾಗಿರ ಬೇಕೆಂದು ನನಗೆ ಆಚ್ಛಾಪಿಸಲಾಗಿರುತ್ತದೆ."

فَإِن تَوَلَّيْتُمْ فَمَا سَأَلْتُكُمْ مِنْ أَجْرٍ
إِن أَجْرِي إِلَّا عَلَى اللَّهِ وَ أُمِرْتُ أَنْ
أَكُونَ مِنَ الْمُسْلِمِينَ ⑧

73. ಆ ಜನರು ಅವರನ್ನು ಸುಳ್ಳಾಗಿಸಿದರು. ಇದರ ಪರಿಣಾಮವಾಗಿ ನಾವು ಅವರನ್ನೂ ಅವರ ಸಂಗಡ ನಾವೆಯಲ್ಲಿದ್ದವರೆಲ್ಲರನ್ನೂ ರಕ್ಷಿಸಿದೆವು. ಅವರನ್ನೇ ಭೂಮಿಯಲ್ಲಿ ಉತ್ತರಾಧಿಕಾರಿಗಳಾಗಿ ಮಾಡಿದೆವು ಮತ್ತು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸಿದ್ದ ಎಲ್ಲರನ್ನೂ ಮುಳುಗಿಸಿ ಬಿಟ್ಟೆವು. ಆದುದರಿಂದ ಎಚ್ಚರಿಕೆ ನೀಡ ಲ್ಪಟ್ಟಿದ್ದವರ (ಅಷ್ಟಾಗಿಯೂ ಸ್ವೀಕರಿಸದಿದ್ದವರ) ಪರಿಣಾಮ ವೇನಾಯಿತೆಂದು ನೋಡಿಕೊಳ್ಳಿರಿ.

فَكَذَّبُوهُ فَجَعَلْنَاهُ وَمَنْ مَعَهُ فِي الْفُلِكِ
وَجَعَلْنَاهُمْ خَلِيفَ وَأَعْرَفْنَا الَّذِينَ كَذَّبُوا
بِآيَاتِنَا فَأَنْظُرْ كَيْفَ كَانَ عَاقِبَةُ الْمُتَدْرِبِينَ ⑨

74. 'ನೂಹ'ರ ತರುವಾಯ ನಾವು ಬೇರೆ ಬೇರೆ ರಸೂಲರನ್ನು ಅವರ ಜನಾಂಗಗಳ ಕಡೆಗೆ ರವಾನಿಸಿದೆವು. ಅವರೆಲ್ಲ ಅವರ ಬಳಿಗೆ ಸುಸ್ಪಷ್ಟ ದೃಷ್ಟಾಂತಗಳ ಸಹಿತ ಬಂದರು. ಆದರೆ ಅವರು ಈ ಮುಂಚೆ ಸುಳ್ಳಾಗಿಸಿದ್ದುದನ್ನು ಮತ್ತೆ ಸ್ವೀಕರಿಸಲಿಲ್ಲ. ಹೀಗೆ ಹದಮೂರಿ ಸಾಗುವವರ ಹೃದಯಗಳಿಗೆ ನಾವು ಮುದ್ರೆಯೊತ್ತಿ ಬಿಡುತ್ತೇವೆ.

ثُمَّ بَعَثْنَا مِنْ بَعْدِهِ رُسُلًا إِلَى قَوْمِهِمْ
فَجَاءُوهُمْ بِالْبَيِّنَاتِ فَمَا كَانُوا لِيُؤْمِنُوا
بِمَا كَذَّبُوا بِهِ مِنْ قَبْلُ كَذَلِكَ
نَطْبَعُ عَلَى قُلُوبِ الْمُعْتَدِينَ ⑩

75. ಅವರನಂತರ ನಾವು ಮೂಸಾ ಮತ್ತು ಹಾರೂನರನ್ನು ನಮ್ಮ ನಿರ್ದೇಶನಗಳ ಸಹಿತ ಫಿರಾ಼಼಼ನ್ ಮತ್ತು ಅವನ ಸರದಾರರ ಕಡೆಗೆ ಕಳುಹಿಸಿದೆವು. ಆದರೆ ಅವರು ತಮ್ಮ ಹಿರಿಮೆಯ ದರ್ಪವನ್ನು ತೋರಿದರು ಮತ್ತು ಅವರು ಅಪರಾಧಿಗಳಾಗಿದ್ದರು. ثُمَّ بَعَثْنَا مِنْ بَعْدِهِم مُّوسَىٰ وَهَارُونَ إِلَىٰ فِرْعَوْنَ وَمَلَئِهِ بِآيَاتِنَا فَاسْتَكْبَرُوا وَكَانُوا قَوْمًا مُّجْرِمِينَ ﴿٧٥﴾
76. ಆ ಪ್ರಕಾರ ಅವರು ನಮ್ಮ ಕಡೆಯಿಂದ ಸತ್ಯವು ಅವರ ಮುಂದೆ ಬಂದಾಗ ಇದು ಸುವ್ಯಕ್ತ ಮಾಟವೆಂದು ಬಿಟ್ಟರು. فَلَمَّا جَاءَهُمُ الْحَقُّ مِنْ عِنْدِنَا قَالُوا إِنَّ هَذَا لِسِحْرٌ مُّبِينٌ ﴿٧٦﴾
77. 'ಮೂಸಾ'ರು ಹೀಗೆಂದರು, "ನಿಮ್ಮ ಮುಂದೆ ಸತ್ಯವು ಪ್ರತ್ಯಕ್ಷಗೊಂಡಾಗ ಅದನ್ನು ಹೀಗೆನ್ನುತ್ತೀರಾ? ಇದು ಮಾಟವೇ? ವಸ್ತುತಃ ಮಾಟಗಾರರು ಯಶಸ್ವಿಗಳಾಗುವುದಿಲ್ಲ." قَالَ مُوسَىٰ أَتَقُولُونَ لِلْحَقِّ لَمَّا جَاءَكُمْ أَسِحْرٌ هَذَا وَلَا يُفْلِحُ السَّاجِرُونَ ﴿٧٧﴾
78. ಅವರು ಹೀಗೆ ಉತ್ತರಿಸಿದರು, "ನಾವು ನಮ್ಮ ಪೂರ್ವಿಕರನ್ನು ಕಂಡಿದ್ದ ಪದ್ಧತಿಯಿಂದ ನಮ್ಮನ್ನು ತಿರುಗಿಸಲಿಕ್ಕಾಗಿಯೂ ಭೂಮಿಯಲ್ಲಿ ನಿಮ್ಮಿಬ್ಬರ ಹಿರಿಮೆ ಸಂಸ್ಥಾಪಿಸಲಿಕ್ಕಾಗಿಯೂ ನೀನು ಬಂದಿರುವೆಯಾ? ನಾವು ನಿಮ್ಮ ಮಾತನ್ನು ಸ್ವೀಕರಿಸುವವರಲ್ಲ." قَالُوا أَجِئْتَنَا لِنَلْفِتْنَا عَمَّاءَ وَحَدَّثَنَا عَلَيْهَا أِبَاءَنَا وَكُنُومَنَا لَكُمَا الْكِبْرِيَاءُ فِي الْأَرْضِ وَمَا نَحْنُ لَكُمَا بِمُؤْمِنِينَ ﴿٧٨﴾
79. ಫಿರಾ಼಼಼ನನು (ತನ್ನವರೊಡನೆ) ಹೇಳಿದನು, "ಪ್ರತಿಯೊಬ್ಬ ತಜ್ಞ ಮಾಟಗಾರನನ್ನು ನನ್ನ ಮುಂದೆ ಹಾಜರುಪಡಿಸಿರಿ." وَ قَالَ فِرْعَوْنُ ائْتُونِي بِكُلِّ سِحْرٍ عَلَيْكُمْ ﴿٧٩﴾
80. ಮಾಟಗಾರರು ಬಂದಾಗ (ಅವರೊಡನೆ) ಮೂಸಾ, "ನೀವು ಎಸೆಯಬೇಕಾದುದನ್ನು ಎಸೆಯಿರಿ" ಎಂದರು. فَلَمَّا جَاءَ السَّحَرَةُ قَالَ لَهُم مُّوسَىٰ اَلْقُوا مَا أَنْتُمْ مُّكْفَرُونَ ﴿٨٠﴾
81. ಅವರು ಮಂತ್ರ ದಂಡಗಳನ್ನು ಎಸೆದಾಗ ಮೂಸಾರು (ಹೀಗೆ) ಹೇಳಿದರು, "ನೀವೀಗ ಎಸೆದುದು ಜಾಡುವಾಗಿರುತ್ತದೆ. ಅಲ್ಲಾಹನು ಈಗಲೇ ಇದನ್ನು ನಿರರ್ಥಕಗೊಳಿಸಿ ಬಿಡುತ್ತಾನೆ. ಅಲ್ಲಾಹನು ಕಿಡಿಗೇಡಿಗಳ ಕಾರ್ಯವನ್ನು ಸರಿಯಾಗಲು ಬಿಡುವುದಿಲ್ಲ." فَلَمَّا أَلْقَوْا قَالَ مُّوسَىٰ مَا جِئْتُم بِهُ السَّحَرُ إِنَّ اللَّهَ سَيَبْطِلُهُ إِنَّ اللَّهَ لَا يُصْلِحُ عَمَلَ الْمُفْسِدِينَ ﴿٨١﴾
82. ಮತ್ತು ಅಲ್ಲಾಹ್ ತನ್ನ ಅಪ್ಪಣೆಯಿಂದ ಸತ್ಯವನ್ನು ಸತ್ಯವನ್ನಾಗಿಯೇ ಮಾಡಿ ತೋರಿಸುತ್ತಾನೆ. ಇದರಿಂದ ಅಪರಾಧಿಗಳಿಗೆ ಎಷ್ಟೇ ಅಸಂತುಷ್ಟಿಯುಂಟಾದರೂ ಸರಿಯೇ." وَيُحِقُّ اللَّهُ الْحَقَّ بِكَلِمَاتِهِ وَلَوْ كَرِهَ الْمُجْرِمُونَ ﴿٨٢﴾

18. ಅರ್ಥಾತ್- ಮೇಲ್ನೋಟಕ್ಕೆ ಮಾಟ, ಮಂತ್ರ ಮತ್ತು ಪವಾಡದಲ್ಲಿ ಕಂಡುಬರುವ ಸಮಾನತೆಯನ್ನು ಕಂಡು ನೀವು ನಿಸ್ಸಂಕೋಚಕವಾಗಿ ಅದನ್ನು ಮಾಟವೆಂದು ಹೇಳಿ ಬಿಟ್ಟಿರಿ. ಆದರೆ ಮಾಟಗಾರರು ಎಂತಹ ಚಾರಿತ್ರ್ಯ ಉಳ್ಳವರು? ಅವರು ಯಾವ ಉದ್ದೇಶಕ್ಕಾಗಿ ಮಾಟಮಂತ್ರಗಳನ್ನು ಮಾಡುತ್ತಾರೆಂದು ನೀವು ನೋಡಲಿಲ್ಲ. ಅಕ್ರಮಿಯಾದ ಆಡಳಿತಗಾರನ ಮುಂದೆ ನಿರ್ಭಯವಾಗಿ ಬಂದು ಅವನೊಡನೆ ಅವನ ಪಥಭ್ರಷ್ಟತೆಯ ಬಗ್ಗೆ ಆಕ್ಷೇಪ ಮಾಡುವ ಹಾಗೂ ದೇವಭಕ್ತಿ ಮತ್ತು ಪರಿಶುದ್ಧತೆಯ ಕರ ನೀಡುವ ಕೆಲಸವನ್ನು ಮಾಟಗಾರರು ಮಾಡುತ್ತಾರೆಯೇ?

83. ಮೂಸಾರವರ ಮೇಲೆ ಆ ಜನಾಂಗದ ಕೆಲವು ಮಂದಿ ಯುವಕರ¹⁹ ವಿನಾ ಇನ್ನಾರೂ ವಿಶ್ವಾಸವಿರಿಸಲಿಲ್ಲ. (ಇದು) ಫಿರಾಔನಿನ ಭಯದಿಂದ ಹಾಗೂ ತಮ್ಮ ಜನಾಂಗದ ಮುಖಂಡರ ಭಯದಿಂದ. ಫಿರಾಔನ್ ಅವರನ್ನು ಯಾತನೆಗೊಳಪಡಿಸುವನೆಂದು (ಅವರಿಗೆ ಭಯವಿತ್ತು.) ವಾಸ್ತವದಲ್ಲಿ ಫಿರಾಔನನು ಭೂಮಿಯ ಮೇಲೆ ಪ್ರಾಬಲ್ಯ ಹೊಂದಿದವನೂ ಹದವಿರಿದವನೂ ಆಗಿದ್ದನು.²⁰

فَمَا أَمَّنَ لِمُوسَى إِلَّا ذُرِّيَّتُهُ مِّنْ قَوْمِهِ
عَلَىٰ خَوْفٍ مِّنْ فِرْعَوْنَ وَ مَلَائِكِهِمْ أَن
يَقْتُلَهُمْ وَإِنَّ فِرْعَوْنَ لَكَاِلٌ فِي الْأَرْضِ
وَ إِنَّهُ لَمِنَ الْمُسْرِفِينَ ﴿٣٧﴾

84. ಮೂಸಾ ತಮ್ಮ ಜನಾಂಗದೊಡನೆ, "ಜನರೇ, ನೀವು ನಿಜಕ್ಕೂ ಅಲ್ಲಾಹನ ಮೇಲೆ ವಿಶ್ವಾಸವಿಡುತ್ತೀರಾದರೆ- ಅವನ ಮೇಲೆ ಭರವಸೆಯನ್ನಿರಿಸಿರಿ- ನೀವು ನಿಜಕ್ಕೂ ಮುಸ್ಲಿಮರಾಗಿದ್ದರೆ" (ಹಾಗೆ ಮಾಡಿರಿ) ಎಂದು ಹೇಳಿದರು.

وَ قَالَ مُوسَىٰ لِقَوْمِهِ إِن كُنْتُمْ
أُمَّتِي فَأَلَّهِ فَمَكِّيهِ تَوَكَّلُوا إِن كُنْتُمْ
مُسْلِمِينَ ﴿٣٨﴾

85. ಅವರು ಉತ್ತರವಿತ್ತರು:²¹ "ನಾವು ಅಲ್ಲಾಹನ ಮೇಲೆಯೇ ಭರವಸೆಯನ್ನಿರಿಸಿದೆವು. ಓ ನಮ್ಮ ಪ್ರಭೂ, ನಮ್ಮನ್ನು ಅಕ್ರಮಿಗಳಿಗೆ ಪರೀಕ್ಷಾ ಸಾಧನವನ್ನಾಗಿ ಮಾಡದಿರು-

فَقَالُوا عَلَى اللَّهِ تَوَكَّلْنَا
رَبَّنَا لَا تَجْعَلْنَا
فِتْنَةً لِّلْقَوْمِ الظَّالِمِينَ ﴿٣٩﴾

86. ಮತ್ತು ನಿನ್ನ ಕೃಪೆಯಿಂದ ನಮ್ಮನ್ನು ಸತ್ಯನಿಷೇಧಿಗಳಿಂದ ರಕ್ಷಿಸು."

وَ جَعَلْنَا بِرَحْمَتِكَ
مِنَ الْقَوْمِ الْكَافِرِينَ ﴿٤٠﴾

87. ನಾವು ಮೂಸಾ ಮತ್ತು ಅವರ ಸಹೋದರನಿಗೆ (ಈ ರೀತಿ) ಸೂಚನೆ ಕೊಟ್ಟೆವು, "ಈಜಿಪ್ಟಿನಲ್ಲಿ ತಮ್ಮ ಜನಾಂಗದವರಿಗಾಗಿ ಕೆಲವು ನಿವೇಶನಗಳನ್ನು ಒದಗಿಸಿರಿ. ತಮ್ಮ ಆ ನಿವೇಶನಗಳನ್ನು

وَ أَوْحَيْنَا إِلَىٰ مُوسَىٰ
وَ أَخِيهِ أَنْ تَبَوُّوا
لِقَوْمِكُمَا بِمِصْرَ
بُيُوتًا وَ اجْعَلُوا
بُيُوتَكُمْ

19. ಮೂಲದಲ್ಲಿ 'ದುರಿಯು' ಎಂಬ ಪದ ಪ್ರಯೋಗವಾಗಿದೆ. ಅದರ ಅರ್ಥ ಸಂತಾನ. ನಾವು ಅದನ್ನು 'ಯುವಕರು' ಎಂದು ಭಾಷಾಂತರಿಸಿದ್ದೇವೆ. ಈ ವಿಶಿಷ್ಟ ಪದವನ್ನು ಪ್ರಯೋಗಿಸುವ ಮೂಲಕ ಪವಿತ್ರ ಕುರ್ಆನ್ ಹೇಳಬಯಸುವುದೇನೆಂದರೆ, ಈ ಅಪಾಯಕಾರಿ ಘಟ್ಟದಲ್ಲಿ ಸತ್ಯಕ್ಕೆ ನೆರವಾಗುವ ಮತ್ತು ಸತ್ಯದ ವಾಹಕರನ್ನು ತನ್ನ ಮಾರ್ಗದರ್ಶಿ ಎಂದು ಒಪ್ಪಿಕೊಳ್ಳುವ ಧೈರ್ಯವನ್ನು ಕೆಲವು ಯುವಕ-ಯುವತಿಯರು ಮಾತ್ರ ತೋರಿದರು. ಅವರ ತಂದೆ-ತಾಯಂದಿರು ಮತ್ತು ಜನಾಂಗದ ಹಿರಿಯ ವ್ಯಕ್ತಿಗಳಿಗೆ ಅಂತಹ ಸೌಭಾಗ್ಯ ದೊರೆಯಲಿಲ್ಲ. ನೆಪಗಳನ್ನು ಹುಡುಕುವ ಪ್ರವೃತ್ತಿ, ಲೌಕಿಕ ಹಿತಾಸಕ್ತಿಗಳ ದಾಸ್ಯ ಮತ್ತು ಸ್ವಾರ್ಥ ಹಿತಾಸಕ್ತಿ ಅವರನ್ನು ಆವರಿಸಿಕೊಂಡಿತ್ತು. ಅದು ಅವರನ್ನು ಸತ್ಯಕ್ಕೆ ನೆರವಾಗಲುದ್ಯುಕ್ತವಾಗುವುದರಿಂದ ತಡೆಯಿತು. ಅದು ಅವರಿಗೆ ಅತ್ಯಂತ ಅಪಾಯಕರ ಹಾದಿಯೆಂದು ತೋರಿತು. ಸಾಲದೇಬಂತೆ ಮೂಸಾರ(ಅ) ಬಳಿ ಹೋಗದಂತೆ ಯುವಕರನ್ನೂ ಅವರು ತಡೆಯುತ್ತಿದ್ದರು. ಅನ್ಯಥಾ ನೀವೂ ಫಿರಾಔನನ ಕ್ರೋಧಕ್ಕೆ ಒಳಗಾಗುವಿರಿ, ನಮಗೂ ಆಪತ್ತು ಬಂದೊಡಗುವುದು ಎಂದು ಅವರು ಹೇಳುತ್ತಿದ್ದರು.

20. ಅರ್ಥಾತ್- ತಮ್ಮ ಉದ್ದೇಶ ಸಾಧನೆಗಾಗಿ ಎಂತಹ ಕೆಟ್ಟ ವಿಧಾನವನ್ನು ಅನುಸರಿಸಲೂ ಹೇಸದವರು. ಯಾವುದೇ ರೀತಿಯ ಅಕ್ರಮ, ಅನೈತಿಕತೆ ಮತ್ತು ದಾನವೀಯ, ಪಾಶವೀಯ ಕೃತ್ಯಗಳನ್ನೆಸಗಲು ಹಿಂಜರಿಯದವರು. ತಮ್ಮ ಸ್ವಾರ್ಥ ಸಾಧನೆಗಾಗಿ ಯಾವ ಅತಿರೇಕಕ್ಕೂ ಸಿದ್ಧರಾಗುವವರು. ಅವರು ಯಾವ ಮಿತಿಯನ್ನೂ ಪಾಲಿಸುವುದಿಲ್ಲ.

21. ಇದು ಮೂಸಾರಿಗೆ(ಅ) ನೆರವು ನೀಡಲುದ್ಯುಕ್ತರಾಗಿದ್ದ ಯುವಕರು ನೀಡಿದ ಉತ್ತರವಾಗಿದೆ. ಇಲ್ಲಿ 'ಕಾಲೂ' (ಹೇಳಿದರು) ಎಂಬ ಪದವನ್ನು ಜನಾಂಗದ ಬದಲು ಯುವಕರಿಗಾಗಿ ಉಪಯೋಗಿಸಲಾಗಿದೆ ಎಂದು ಹಿನ್ನೆಲೆಯನ್ನು ಗಮನಿಸಿದರೆ ವ್ಯಕ್ತವಾಗುತ್ತದೆ.

<p>ಅಭಿಮುಖಕೇಂದ್ರ(ಕಿಬ್ಲಾ)ವನ್ನಾಗಿ ಮಾಡಿಕೊಳ್ಳಿರಿ, ನಮಾಝನ್ನು ಸಂಸ್ಥಾಪಿಸಿರಿ²² ಮತ್ತು ಸತ್ಯವಿಶ್ವಾಸಿಗಳಿಗೆ ಶುಭವಾರ್ತೆ ನೀಡಿರಿ."</p>	<p>قَبْلَةً وَأَقِيمُوا الصَّلَاةَ وَبَشِّرِ الْمُؤْمِنِينَ ﴿٨٧﴾</p>
<p>88. ಮೂಸಾರವರು ಪ್ರಾರ್ಥಿಸಿದರು, "ಓ ನಮ್ಮ ಪ್ರಭೂ, ನೀನು ಫಿರ್‌ಔನ್ ಮತ್ತು ಅವನ ಸರದಾರರಿಗೆ ಲೌಕಿಕ ಜೀವನದಲ್ಲಿ ವೈಭವಾಡಂಬರ ಹಾಗೂ ಸಂಪತ್ತನ್ನು ಪ್ರದಾನ ಮಾಡಿರುವಿ. ಓ ಪ್ರಭೂ, ಇದು ಅವರು ಜನರನ್ನು ನಿನ್ನ ಮಾರ್ಗದಿಂದ ತಪ್ಪಿಸಲಿಕ್ಕಾಗಿಯೇ? ಓ ಪ್ರಭೂ, ಅವರ ಸಂಪತ್ತನ್ನು ನಾಶಪಡಿಸು. ಅವರು ವೇದನಾಯುಕ್ತ ಯಾತನೆಯನ್ನು ಕಣ್ಣಾರೆ ಕಾಣುವ ವರೆಗೂ ವಿಶ್ವಾಸವಿರಿಸದಂತೆ ಅವರ ಹೃದಯಗಳ ಮೇಲೆ ಮುದ್ರೆಯೊತ್ತಿಬಿಡು."²³</p>	<p>وَقَالَ مُوسَىٰ رَبَّنَا إِنَّكَ آتَيْتَ فِرْعَوْنَ وَمَلَئَهُ زِينَةً وَأَمْوَالًا فِي الْحَيَاةِ الدُّنْيَا رَبَّنَا لِيُضِلُّوا عَنْ سَبِيلِكَ رَبَّنَا اطْمِسْ عَلَىٰ أَمْوَالِهِمْ وَاشْدُدْ عَلَىٰ قُلُوبِهِمْ فَلَا يُؤْمِنُوا حَتَّىٰ يَرَوُا الْعَذَابَ الْأَلِيمَ ﴿٨٨﴾</p>
<p>89. ಅಲ್ಲಾಹನು ಉತ್ತರವಿತ್ತನು: - ನಿಮ್ಮಿಬ್ಬರ ಪ್ರಾರ್ಥನೆಯು ಸ್ವೀಕರಿಸಲ್ಪಟ್ಟಿತು. ದೃಢಚಿತ್ತರಾಗಿರಿ, ಅಜ್ಞಾನಿಗಳ ಮಾರ್ಗವನ್ನೆಂದಿಗೂ ಅನುಸರಿಸಬೇಡಿರಿ.</p>	<p>قَالَ قَدْ أُجِيبَتِ دَعْوَتُكُمَا فَاسْتَقِيمَا وَلَا تَتَّبِعِنَّ سَبِيلَ الَّذِينَ لَا يَعْلَمُونَ ﴿٨٩﴾</p>
<p>90. ನಾವು ಬನೀಇಸ್ರಾಈಲರನ್ನು ಸಮುದ್ರ ದಾಟಿಸಿಕೊಂಡೊಯ್ದೆವು. ಅನಂತರ ಫಿರ್‌ಔನನೂ ಅವನ ಸೇನೆಯೂ ದಂಗೆ, ವಿದ್ವೇಷಗಳನ್ನು ಉದ್ದೇಶವಾಗಿರಿಸಿಕೊಂಡು ಅವರನ್ನು ಬೆನ್ನಟ್ಟಿದರು. ಕೊನೆಗೆ ಫಿರ್‌ಔನನು ಮುಳುಗುತ್ತಿರುವಾಗ ಹೀಗೆಂದನು, "ಬನೀ ಇಸ್ರಾಈಲರು ವಿಶ್ವಾಸವಿಟ್ಟಿರುವ ದೇವನ ಹೊರತು ಅನ್ಯ ದೇವನಿಲ್ಲವೆಂದು ನಾನು ಒಪ್ಪಿಕೊಂಡೆನು ಮತ್ತು ನಾನೂ ಶರಣಾಗತರಾಗುವವರಲ್ಲಾಗಿರುತ್ತೇನೆ."</p>	<p>وَجُورُنَا يُبَيِّنُ إِسْرَائِيلَ الْبَحْرَ فَأَتَّبَعْنَاهُمْ فِرْعَوْنُ وَجُنُودُهُ بَغْيًا وَعَدُوًّا حَتَّىٰ إِذَا أَدْرَكَهُ الْعَرَجُ قَالَ آمَنْتُ أَنَّهُ لَا إِلَهَ إِلَّا الَّذِي آمَنْتُ بِهِ بَنُو إِسْرَائِيلَ وَآكَافُ مِنَ الْمُسْلِمِينَ ﴿٩٠﴾</p>
<p>22. ಈಜಿಪ್ಟಿನಲ್ಲಿ ಸರ್ಕಾರದ ದೌರ್ಜನ್ಯ ಮತ್ತು ಸ್ವತಃ ಬನೀಇಸ್ರಾಈಲರ ದುರ್ಬಲ ವಿಶ್ವಾಸದಿಂದಾಗಿ ಇಸ್ರಾಈಲಿ ಮತ್ತು ಈಜಿಪ್ಟ್ ಮೂಲದ ಮುಸ್ಲಿಮರಲ್ಲಿ ಸಾಮೂಹಿಕ ನಮಾಝಿನ ವ್ಯವಸ್ಥೆಯೇ ಕೊನೆಗೊಂಡಿತ್ತು. ಅವರ ಅಧಃಪತನ, ಅನೈಕ್ಯ ಮತ್ತು ಧಾರ್ಮಿಕ ಸ್ಫೂರ್ತಿಯ ವಿನಾಶಕ್ಕೆ ಇದೂ ಒಂದು ಪ್ರಮುಖ ಕಾರಣವಾಗಿತ್ತು. ಆದ್ದರಿಂದ ಮೂಸಾರಿಗೆ(ಅ) ಈ ವ್ಯವಸ್ಥೆಯನ್ನು ಪುನಃ ಸ್ಥಾಪಿಸುವಂತೆ ಆಜ್ಞಾಪಿಸಲಾಯಿತು. ಈ ಉದ್ದೇಶಕ್ಕಾಗಿ ಈಜಿಪ್ಟಿನಲ್ಲಿ ಕೆಲವು ಮನೆಗಳನ್ನು ನಿರ್ಮಿಸಿ ಅಥವಾ ಗೊತ್ತುಪಡಿಸಿಕೊಳ್ಳಿರಿ ಮತ್ತು ಅಲ್ಲಿ ಸಾಮೂಹಿಕ ನಮಾಝನ್ನು ರೂಢಿಗೊಳಿಸಿರಿ ಎನ್ನಲಾಯಿತು. ಆ ಮನೆಗಳನ್ನು ಕಿಬ್ಲಾವನ್ನಾಗಿ ಮಾಡಿಕೊಳ್ಳುವುದೆಂದರೆ ಅದನ್ನು ಸಮಸ್ತ ಸಮುದಾಯದ ಪಾಲಿಗೆ ಗಮನ ಕೇಂದ್ರವಾಗಿ ಮಾಡಿರಿ. ಅನಂತರವಷ್ಟೇ ಅಲ್ಲಿ ನಮಾಝ್ ಸಂಸ್ಥಾಪಿಸಿರಿ. ಅರ್ಥಾತ್ ಭಿನ್ನಭಿನ್ನರಾಗಿ ತಂತಮ್ಮ ಸ್ಥಳಗಳಲ್ಲಿ ನಮಾಝ್ ನಿರ್ವಹಿಸುವ ಬದಲು ನಿರ್ದಿಷ್ಟ ಸ್ಥಳಗಳಲ್ಲಿ ಒಟ್ಟು ಸೇರಿ ನಮಾಝ್ ನಿರ್ವಹಿಸಿರಿ ಎಂದಾಗಿದೆ.</p> <p>23. ತಮ್ಮ ಈಜಿಪ್ಟ್ ವಾಸ್ತವ್ಯದ ಅತ್ಯಂತ ಕೊನೆಯ ಘಟ್ಟದಲ್ಲಿ ಮೂಸಾರು(ಅ) ಈ ರೀತಿ ಪ್ರಾರ್ಥಿಸಿದ್ದರು. ಅನೇಕ ಬಾರಿ ದೃಷ್ಟಾಂತಗಳನ್ನು ನೋಡಿದ ಮತ್ತು ಧರ್ಮವನ್ನು ಸಾರಸಂಪೂರ್ಣವಾಗಿ ಮುಟ್ಟಿಸಲಾದ ನಂತರವೂ ಫಿರ್‌ಔನ್ ಮತ್ತು ಅವನ ಆಸ್ಥಾನಿಗರು ಸತ್ಯವನ್ನು ದ್ವೇಷಿಸುವುದರಲ್ಲಿ ಹಠಸಾಧನೆ ಮಾಡುವವರಂತೆ ಭದ್ರವಾಗಿ ನಿಂತಿದ್ದರು. ಇಂತಹ ಸಂದರ್ಭದಲ್ಲಿ ಪ್ರವಾದಿಯು ಅವರ ವಿರುದ್ಧ ದೇವನೊಡನೆ ಮಾಡುವ ಪ್ರಾರ್ಥನೆ, ದೇವನು ಸತ್ಯನಿಷೇಧದಲ್ಲಿ ಹಠಸಾಧನೆ ಮಾಡಬಯಸುವವರ ಕುರಿತು ಮಾಡಿರುವ ತೀರ್ಮಾನಕ್ಕೆ ಅನುಗುಣವಾಗಿರುತ್ತದೆ. ಅರ್ಥಾತ್ ತದನಂತರ ಅವರಿಗೆ ಎಂದೂ ಸತ್ಯವಿಶ್ವಾಸದ ಸೌಭಾಗ್ಯವನ್ನು ಕರುಣಿಸಲಾಗುವುದಿಲ್ಲ.</p>	

91. "ಈಗ ವಿಶ್ವಾಸವಿಡುತ್ತೀಯಾ? ವಸ್ತುತಃ ಇದಕ್ಕೆ ಮುಂಚಿನವರೆಗೂ ನೀನು ಆಜ್ಞೋಲ್ಲಂಘನೆ ಮಾಡುತ್ತಲಿದ್ದೆ ಮತ್ತು ಕಿಡಿಗೇಡಿಗಳಲ್ಲಾಗಿದ್ದೆ.

أَلَمْ تَكُنْ وَكَدَّ عَصَيْتَ قَبْلُ وَكُنْتَ
مِنَ الْمُفْسِدِينَ ﴿٩١﴾

92. ನಿಶ್ಚಯವಾಗಿಯೂ ನಮ್ಮ ನಿರ್ದೇಶನಗಳ ಬಗ್ಗೆ ಅಲಕ್ಷ್ಯರಾಗಿರುವವರು ಬಹುಸಂಖ್ಯೆಯಲ್ಲಿದ್ದರೂ ನೀನು ಮುಂದಿನ ತಲೆಮಾರುಗಳಿಗೆ ಎಚ್ಚರಿಕೆಯ ದ್ಯೋತಕವಾಗಿರುವಂತೆ ನಾವಿನ್ನು ನಿನ್ನ ಶವವನ್ನು ಮಾತ್ರ ಸುರಕ್ಷಿತವಾಗಿರಿಸುವೆವು" (ಎಂದು ಉತ್ತರಿಸಲಾಯಿತು.)

فَالْيَوْمَ نُنَجِّيكَ بِبَدَنِكَ لِتَكُونَ لِمَنْ
خَلَقَكَ آيَةً ۖ وَإِنَّ كَثِيرًا مِّنَ النَّاسِ
عَنِ آيَاتِنَا لَغَفُؤُونَ ﴿٩٢﴾

93. ನಾವು ಬನೀಇಸ್ರಾಈಲರಿಗೆ ಅತ್ಯುತ್ತಮ ವಾಸಸ್ಥಾನ ನೀಡಿದೆವು ಮತ್ತು ಅವರಿಗೆ ಅತ್ಯುತ್ತಮ ಜೀವನಾಧಾರಗಳನ್ನು ದಯಪಾಲಿಸಿದೆವು. ಆದರೆ, ಅವರು ದಿವ್ಯಜ್ಞಾನ ಹೊಂದಿದ ಬಳಿಕವೂ ಭಿನ್ನಾಭಿಪ್ರಾಯ ತಾಳಿದರು. ನಿಶ್ಚಯವಾಗಿಯೂ ನಿನ್ನ ಪ್ರಭು ಪುನರುತ್ಥಾನ ದಿನ ಅವರ ನಡುವೆ ಅವರು ಭಿನ್ನಾಭಿಪ್ರಾಯ ತಾಳುತ್ತಿದ್ದ ವಿಷಯದಲ್ಲಿ ತೀರ್ಪು ನೀಡುವನು.

وَلَقَدْ بَوَّأْنَا بَنِي إِسْرَائِيلَ مَبَادِئَ مَدِينَةٍ
وَوَرَّرْنَا قُرُونَهُمْ مِنَ الطَّبَاطِبِ ۖ فَمَا اخْتَلَفُوا
حَتَّىٰ جَاءَهُمُ الْعِلْمُ ۗ إِنَّ رَبَّكَ يَقْضِي
بَيْنَهُمْ يَوْمَ الْقِيَامَةِ ۖ فِيمَا كَانُوا فِيهِ يَخْتَلِفُونَ ﴿٩٣﴾

94. ನಾವು ನಿಮಗೆ ಅವತೀರ್ಣಗೊಳಿಸಿದ ಸನ್ಮಾರ್ಗದರ್ಶನದ ಬಗ್ಗೆ ನಿಮಗೆ ಕಿಂಚಿತ್ತಾದರೂ ಸಂಶಯವಿದ್ದರೆ, ನಿಮಗಿಂತ ಮುಂಚೆಯೇ ಗ್ರಂಥವನ್ನೊದುತ್ತಿದ್ದವರನ್ನು ವಿಚಾರಿಸಿರಿ. ವಾಸ್ತವದಲ್ಲಿ ನಿಮ್ಮ ಬಳಿಗೆ ನಿಮ್ಮ ಪ್ರಭುವಿನ ಕಡೆಯಿಂದ ಸತ್ಯವೇ ಬಂದಿರುತ್ತದೆ. ಆದುದರಿಂದ ಸಂಶಯಗ್ರಸ್ತರಲ್ಲಾಗಬೇಡಿರಿ.

فَإِنْ كُنْتُمْ فِي شَكٍّ مِّمَّا أَنْزَلْنَا إِلَيْكَ
فَسْأَلِ الَّذِينَ يَكْفُرُونَ ۖ الْكِتَابَ مِنْ قَبْلِكَ
لَقَدْ جَاءَكَ الْحَقُّ ۖ مِنْ رَبِّكَ ۖ فَلَا تَكُونَنَّ
مِنَ الْمُتَرَدِّينَ ﴿٩٤﴾

95. ಮತ್ತು ಅಲ್ಲಾಹನ ವಚನಗಳನ್ನು ಸುಳ್ಳಾಗಿಸುವವರಲ್ಲಾಗಬೇಡಿರಿ. ಅನ್ಯಥಾ ನೀವು ನಷ್ಟ ಹೊಂದುವವರಲ್ಲಾಗುವಿರಿ.²⁴

وَلَا تَكُونَنَّ مِنَ الَّذِينَ كَذَّبُوا بِآيَاتِ اللَّهِ
فَتَكُونُونَ مِنَ الْخَاسِرِينَ ﴿٩٥﴾

96. ವಾಸ್ತವದಲ್ಲಿ ಯಾರ ಬಗ್ಗೆ ನಿನ್ನ ಪ್ರಭುವಿನ ವಚನವು ಸತ್ಯವಾಗಿಬಿಟ್ಟಿತೋ²⁵ ಅವರು ಎಂದಿಗೂ ವಿಶ್ವಾಸವಿರಿಸಲಾರರು.

إِنَّ الَّذِينَ حَقَّتْ عَلَيْهِمْ كَلِمَاتُ رَبِّكَ
لَا يُؤْمِنُونَ ﴿٩٦﴾

24. ಇಲ್ಲಿ ಪ್ರವಾದಿವರ್ಯರನ್ನುದ್ದೇಶಿಸಿ(ಸ) ಈ ಮಾತು ಹೇಳಲಾಗಿರುವಂತೆ ಕಂಡು ಬರುತ್ತದೆ. ವಾಸ್ತವದಲ್ಲಿ ಇದರ ಉದ್ದೇಶ ಪ್ರವಾದಿವರ್ಯರ(ಸ) ಸಂದೇಶದ ಬಗ್ಗೆ ಸಂದೇಹ ವ್ಯಕ್ತಪಡಿಸುತ್ತಿದ್ದ ಜನರಿಗೆ ಇದನ್ನು ಕೇಳಿಸುವುದಾಗಿದೆ. ಇಲ್ಲಿ ಗ್ರಂಥದವರ ಪ್ರಸ್ತಾಪ ಮಾಡಲಾಗಿರುವುದೇಕೆಂದರೆ- ಅರಬ್ ನಿವಾಸಿಗಳೇನೋ ದೈವಿಕ ಗ್ರಂಥಗಳ ಬಗ್ಗೆ ಜ್ಞಾನ ಇಲ್ಲದವರಾಗಿದ್ದಾರೆ. ಅವರ ಪಾಲಿಗೆ ಇದೊಂದು ಹೊಸ ಸ್ವರವಾಗಿತ್ತು. ಆದರೆ ಗ್ರಂಥದವರ ವಿದ್ವಾಂಸರ ಪೈಕಿ ಪ್ರಾಮಾಣಿಕರೂ ನ್ಯಾಯಪ್ರಿಯರೂ ಆದವರು ಈ ಬಗ್ಗೆ ಪ್ರಮಾಣ ಮಾಡಬಹುದಾಗಿತ್ತು. ಹಿಂದಿನ ಪ್ರವಾದಿಗಳೆಲ್ಲರೂ ನೀಡಿದ ಸಂದೇಶವನ್ನೇ ಈ ಕುರ್ಆನ್ ಕೂಡ ನೀಡುತ್ತದೆ ಎಂದು ಅವರು ದೃಢೀಕರಿಸಬಹುದಾಗಿತ್ತು.

25. ಅರ್ಥಾತ್- ಸ್ವತಃ ಸನ್ಮಾರ್ಗವನ್ನು ಬಯಸದವರಿಗೆ, ತಮ್ಮ ಹೃದಯಗಳಿಗೆ ಹಟ, ಪಕ್ಷಪಾತ ಮತ್ತು ಜಿಗುಟು ಧೋರಣೆಯ ಬೀಗ

97. ಅವರ ಮುಂದೆ ಎಂತಹ ನಿದರ್ಶನಗಳು ಬಂದರೂ ಅವರು ವೇದನಾಯುಕ್ತ ಯಾತನೆಯು ಬರುತ್ತಿರುವುದನ್ನು ಕಣ್ಣಾರೆ ಕಾಣುವ ವರೆಗೂ ವಿಶ್ವಾಸವಿರಿಸಲಾರರು.

وَلَوْ جَاءَتْهُمْ كُلُّ آيَةٍ حَتَّى يَرَوْا
الْعَذَابَ الْآلِيمَ ﴿٩٧﴾

98. ಒಂದು ನಾಡು ಯಾತನೆಯನ್ನು ಕಣ್ಣಾರೆ ಕಂಡ ಬಳಿಕ ವಿಶ್ವಾಸವಿಟ್ಟು ಅದರ ವಿಶ್ವಾಸವು ಅದಕ್ಕೆ ಫಲಕಾರಿಯಾದುದಿರಬೇಕೆಂದು ಯೂನುಸರ ಜನಾಂಗದ ಹೊರತು (ಇಂತಹ ಉದಾಹರಣೆ ಇಲ್ಲ.) ಆ ಜನಾಂಗವು ಸತ್ಯವಿಶ್ವಾಸ ಸ್ವೀಕರಿಸಿದಾಗ ನಾವು ಅದರ ಮೇಲಿಂದ ಇಹ ಜೀವನದಲ್ಲೇ ಅಪಮಾನಕಾರಕ ಯಾತನೆಯನ್ನು ನೀಗಿಸಿಬಿಟ್ಟಿದ್ದೆವು²⁶ ಮತ್ತು ಅದಕ್ಕೆ ಒಂದು ಕಾಲಾವಧಿವರೆಗೆ ಇಹಜೀವನದಿಂದ ಫಲ ಹೊಂದುವ ಅವಕಾಶ ಕೊಟ್ಟಿದ್ದೆವು.

فَلَوْلَا كَانَتْ قَرِيَةً أَمَنْتُمْ فَتَفَعَّلَهَا
إِيمَانُهَا إِلَّا قَوْمَ يُونُسَ لَمَّا آمَنُوا كَشَفْنَا
عَنْهُمْ عَذَابَ الْخِزْيِ فِي الْحَيَاةِ الدُّنْيَا
وَمَتَّعْنَاهُمْ إِلَىٰ حِينٍ ﴿٩٨﴾

99. (ಭೂಮಿಯಲ್ಲಿರುವವರೆಲ್ಲರೂ ಸತ್ಯವಿಶ್ವಾಸಿ ಮತ್ತು ಆಜ್ಞಾಪಾಲಕರೇ ಆಗಿರಬೇಕೆಂದು) ನಿಮ್ಮ ಪ್ರಭುವಿನ ವಿಧಿ ನಿಯಮವಿರುತ್ತಿದ್ದರೆ, ಭೂವಾಸಿಗಳೆಲ್ಲರೂ ವಿಶ್ವಾಸವಿಟ್ಟೇ ತೀರುತ್ತಿದ್ದರು. ಹೀಗಿರುವಾಗ ಜನರೆಲ್ಲರೂ ಸತ್ಯವಿಶ್ವಾಸಿಗಳಾಗಬೇಕೆಂದು ನೀವು ಒತ್ತಾಯ ಪಡಿಸುವಿರಾ?

وَلَوْ شَاءَ رَبُّكَ لَأَمَنَّ مَنْ فِي الْأَرْضِ
كُلَّهُمْ جَمِيعًا أَفَأَنْتَ تُكْرِهُ النَّاسَ حَتَّى
يَكُونُوا مُؤْمِنِينَ ﴿٩٩﴾

100. ಯಾರೊಬ್ಬನೂ ಅಲ್ಲಾಹನ ಅನುಮತಿಯ ಹೊರತು ವಿಶ್ವಾಸವಿಡಲಾರನು. ಬುದ್ಧಿಶಕ್ತಿಯನ್ನು ಪಯೋಗಿಸದವರ ಮೇಲೆ ಅಲ್ಲಾಹನು ಕೊಳೆಯನ್ನು ಹೇರುತ್ತಾನೆ.

وَمَا كَانَ لِنَفْسٍ أَنْ تُوْمِنَ إِلَّا بِإِذْنِ
اللَّهِ وَيَجْعَلُ الرِّجْسَ عَلَى الَّذِينَ لَا يَعْقِلُونَ ﴿١٠٠﴾

101. ಭೂಮಿ ಮತ್ತು ಆಕಾಶಗಳಲ್ಲಿರುವುದನ್ನೆಲ್ಲ ಕಣ್ತೆರೆದು ನೋಡಿರೆಂದು ಇವರೊಡನೆ ಹೇಳಿರಿ. ವಿಶ್ವಾಸವಿರಿಸಿಕೊಳ್ಳಲಿಕ್ಕೇ ಇಚ್ಛಿಸದಿರುವವರಿಗೆ ದೃಷ್ಟಾಂತಗಳೂ ಎಚ್ಚರಿಕೆಗಳೂ ಏನು ಪ್ರಯೋಜನ ಕೊಟ್ಟಾವು?

قُلْ انظُرُوا مَاذَا فِي السَّمَوَاتِ وَالْأَرْضِ
وَمَا تُعْبَى الْأَيْتِ وَالْثُنُجُرِ عَنْ قَوْمٍ
لَّا يُؤْمِنُونَ ﴿١٠١﴾

102. ಇವರು ಇವರಿಗಿಂತ ಮುಂಚಿನವರು ಕಂಡಿದ್ದ ದುರ್ದಿನಗಳನ್ನೇ ಕಾಣಬೇಕೆಂದು ನಿರೀಕ್ಷಿಸುತ್ತಾರಲ್ಲದೆ ಇನ್ನೇನು? "ಸರಿ,

فَهَلْ يَنْتَظِرُونَ إِلَّا مِثْلَ أَيَّامِ الَّذِينَ
خَلَوْا مِنْ قَبْلِهِمْ قُلْ فَاصْبِرُوا إِنَّ
الْآلَامَ لَكُنُوزًا لِلَّذِينَ آمَنُوا لَوْلَا
دَفْعُ اللَّهِ النَّاسَ بَعْضَهُمْ بِبَعْضٍ لَفَسَدَتِ
السَّمَاوَاتُ وَالْأَرْضُ وَالْجِبَالُ
وَلَكِنَّ اللَّهَ غَفُورٌ رَحِيمٌ ﴿١٠٢﴾

ಜಡಿದುಕೊಂಡಿರುವವರಿಗೆ ಮತ್ತು ಪರಲೋಕದ ಪರಿಣಾಮದ ಬಗ್ಗೆ ನಿಶ್ಚಿಂತರಾಗಿ ಲೋಕದ ವ್ಯಾಮೋಹದಲ್ಲಿ ಮೈಮರೆತಿರುವವರಿಗೆ ಎಂದೂ ಸತ್ಯವಿಶ್ವಾಸದ ಸೌಭಾಗ್ಯ ದೊರೆಯಲಾರದು ಎಂಬ ವಚನ.

26. ವ್ಯಾಖ್ಯಾನಕಾರರ ಪ್ರಕಾರ ಇದಕ್ಕೆ ಕಾರಣವೇನೆಂದರೆ ಹ. ಯೂನುಸ್(ಅ) ದೇವಯಾತನೆಯ ಬಗ್ಗೆ ಸುದ್ದಿ ಮುಟ್ಟಿಸಿದ ನಂತರ ಅಲ್ಲಾಹನ ಅನುಮತಿಯಿಲ್ಲದೆ ತಮ್ಮ ಪ್ರದೇಶವನ್ನು ಬಿಟ್ಟು ಹೊರಟು ಹೋಗಿದ್ದರು. ಅನಂತರ ಯಾತನೆಯ ಕುರುಹುಗಳನ್ನು ಕಂಡಾಗ ಅಶೂರಿಗಳು ಪಶ್ಚಾತ್ತಾಪಪಟ್ಟು ಕ್ಷಮೆ ಯಾಚಿಸತೊಡಗಿದರು. ಆಗ ಅಲ್ಲಾಹನು ಅವರನ್ನು ಕ್ಷಮಿಸಿಬಿಟ್ಟನು.

<p>ನಿರೀಕ್ಷಿಸುತ್ತಿರಿ, ನಾನೂ ನಿಮ್ಮೊಂದಿಗೆ ನಿರೀಕ್ಷಿಸುತ್ತಿರುತ್ತೇನೆ" ಎಂದು ಇವರೊಡನೆ ಹೇಳಿರಿ.</p>	<p>مَعَكُمْ مِنَ الْمُنْتَظِرِينَ ﴿١٣٧﴾</p>
<p>103. ಆ ಬಳಿಕ (ಇಂತಹ ಕಾಲ ಬಂದಾಗ) ನಾವು ನಮ್ಮ ರಸೂಲರನ್ನೂ ಸತ್ಯವಿಶ್ವಾಸಿಗಳನ್ನೂ ರಕ್ಷಿಸಿಕೊಳ್ಳುತ್ತೇವೆ. ಇದೇ ನಮ್ಮ ಪದ್ಧತಿ. ಸತ್ಯವಿಶ್ವಾಸಿಗಳನ್ನು ರಕ್ಷಿಸುವುದು ನಮ್ಮ ಹೊಣೆ.</p>	<p>ثُمَّ نُنَجِّي رُسُلَنَا وَالَّذِينَ آمَنُوا كَذَلِكَ حَقًّا عَلَيْنَا نُنَجِّي الْمُؤْمِنِينَ ﴿١٣٨﴾</p>
<p>104. ಓ ಪೈಗಂಬರರೇ, ಹೇಳಿರಿ, "ಹೇ ಜನರೇ, ನೀವು ನನ್ನ ಧರ್ಮದ ಬಗೆಗೆ ಇನ್ನೂ ಸಂಶಯಗ್ರಸ್ತರಾಗಿದ್ದರೆ, ಇತ್ತ ಕೇಳಿರಿ! ನೀವು ಅಲ್ಲಾಹನ ಹೊರತು ಯಾರ ಇಬಾದತ್(ದಾಸ್ಯ-ಆರಾಧನೆ) ಮಾಡುತ್ತೀರೋ ಅವರ ದಾಸ್ಯ-ಆರಾಧನೆಯನ್ನು ನಾನು ಮಾಡುವುದಿಲ್ಲ. ಬದಲಾಗಿ, ಯಾರ ವಶದಲ್ಲಿ ನಿಮ್ಮ ಮೃತ್ಯುವಿದೆಯೋ ಆ ಅಲ್ಲಾಹನ ದಾಸ್ಯ-ಆರಾಧನೆಯನ್ನು ಮಾತ್ರ ನಾನು ಮಾಡುತ್ತೇನೆ. ನಾನು ಸತ್ಯ ವಿಶ್ವಾಸಿಗಳಲ್ಲಾಗಿರಬೇಕೆಂದು ಆಜ್ಞಾಪಿಸಲ್ಪಟ್ಟಿರುತ್ತೇನೆ.</p>	<p>قُلْ يَا أَيُّهَا النَّاسُ إِن كُنتُمْ فِي شَكٍّ مِّن دِينِي فَلَا أَعْبُدُ الَّذِينَ تَعْبُدُونَ مِن دُونِ اللَّهِ وَلَكِن أَعْبُدُ اللَّهَ الَّذِي يَتَوَقَّعُكُمْ وَأُمِرْتُ أَنْ أَكُونَ مِنَ الْمُسْلِمِينَ ﴿١٣٩﴾</p>
<p>105. ಮತ್ತು ಏಕಾಗ್ರಚಿತ್ತನಾಗಿ ನನ್ನನ್ನು ಧರ್ಮದಲ್ಲಿ ಸರಿಯಾಗಿ ನೆಲೆ ಗೊಳಿಸಿಕೊಳ್ಳಬೇಕೆಂದೂ²⁷ ಎಷ್ಟು ಮಾತ್ರಕ್ಕೂ 'ಬಹುದೇವವಿಶ್ವಾಸಿ' ಗಳಲ್ಲಾಗಬಾರದೆಂದೂ ನನ್ನೊಡನೆ ಹೇಳಲಾಗಿದೆ.</p>	<p>وَأَنْ أَقِمَّ وَجْهَكَ لِلدِّينِ حَنِيفًا ۚ وَلَا تَكُونَنَّ مِنَ الْمُشْرِكِينَ ﴿١٤٠﴾</p>
<p>106. ಅಲ್ಲಾಹನನ್ನು ಬಿಟ್ಟು, ನಿಮಗೆ ಲಾಭವನ್ನಾಗಲಿ ನಷ್ಟವನ್ನಾಗಲಿ ಉಂಟು ಮಾಡಲು ಸಮರ್ಥರಲ್ಲದ ಯಾವುದೇ ಅಸ್ತಿತ್ವವನ್ನು ಪ್ರಾರ್ಥಿಸಬೇಡಿರಿ. ನೀವು ಹಾಗೆ ಮಾಡಿದರೆ ಖಂಡಿತವಾಗಿಯೂ ಅಕ್ರಮಗಳಲ್ಲಾಗುವಿರಿ.</p>	<p>وَلَا تَدْعُ مِن دُونِ اللَّهِ مَا لَا يَنْفَعُكَ وَلَا يَضُرُّكَ ۚ فَإِن فَعَلْتَ فَإِنَّكَ إِذًا مِّنَ الظَّالِمِينَ ﴿١٤١﴾</p>
<p>107. ಅಲ್ಲಾಹನು ನಿಮ್ಮನ್ನು ಯಾವುದಾದರೂ ಕಷ್ಟಕ್ಕೆ ಗುರಿಪಡಿಸಿದರೆ, ಸ್ವತಃ ಅವನ ಹೊರತು ಆ ಕಷ್ಟವನ್ನು ದೂರೀಕರಿಸುವವನು ಇನ್ನಾರೂ ಇಲ್ಲ ಮತ್ತು ಅವನು ನಿಮಗೆ ಹಿತವನ್ನು ಬಯಸಿದರೆ ಅವನ ಅನುಗ್ರಹವನ್ನು ತಡೆಯುವವನೂ ಯಾರೂ ಇಲ್ಲ.</p>	<p>وَإِن يَسْسِسْكَ اللَّهُ بِضُرٍّ فَلَا كَاشِفَ لَهُ إِلَّا هُوَ ۚ وَإِن يُرِدْكَ بِخَيْرٍ فَلَا رَادَّ لِفَضْلِهِ يُصِيبُ بِهِ مَن يَشَاءُ</p>
<p>27. ಮೂಲದಲ್ಲಿ 'ಅಕಿಮ್ ವಜ್ಹಕ ಲಿದ್ವೀನಿ ಹನೀಫಾ' ಎಂಬ ಶಬ್ದಗಳು ಉಪಯೋಗಿಸಲ್ಪಟ್ಟಿವೆ. 'ಅಕಿಮ್ ವಜ್ಹಕ' ಎಂಬುದರ ಶಬ್ದಾರ್ಥ 'ನಿನ್ನ ಮುಖವನ್ನು ನಾಟುವುದು' ಎಂದಾಗಿದೆ. ಇದರ ತಾತ್ಪರ್ಯವೇನೆಂದರೆ ನಿನ್ನ ದಿಕ್ಕು ಒಂದೇ ಕಡೆಗೆ ಸ್ಥಿರವಾಗಿರಬೇಕು. ಅದು ಅಲುಗಾಡುತ್ತಲೂ ಕದಲುತ್ತಲೂ ಇರಬಾರದು. ಹಿಂದೆ-ಮುಂದೆ, ಎಡ-ಬಲಗಳಿಗೆ ತಿರುಗುತ್ತಲಿರಬಾರದು. ನಿನಗೆ ತೋರಿಸಲಾಗಿರುವ ಮಾರ್ಗದಲ್ಲಿ ನಿನ್ನ ಮೂಗಿನ ನೇರಕ್ಕೆ ದೃಷ್ಟಿಯನ್ನಿಟ್ಟು ನಡೆಯುತ್ತಿರಬೇಕು. ಈ ನಿರ್ಬಂಧವೇ ಅತ್ಯಂತ ಕಷ್ಟನಿಟ್ಟಿನದಾಗಿತ್ತು. ಆದರೂ ಅಷ್ಟಕ್ಕೇ ನಿಲ್ಲಿಸದೆ ಅದಕ್ಕೆ 'ಹನೀಫಾ' ಎಂಬ ಮತ್ತೊಂದು ನಿರ್ಬಂಧವನ್ನೂ ಹೇರಲಾಯಿತು. 'ಹನೀಫಾ' ಎಂದರೆ ಎಲ್ಲದರಿಂದಲೂ ವಿಮುಖನಾಗಿ ಒಂದೇ ದಿಕ್ಕಿಗೆ ತಿರುಗುವವನಾಗಿದ್ದಾನೆ.</p>	

ಅವನು ತನ್ನ ದಾಸರ ಪೈಕಿ ತನಗಿಷ್ಟ ಬಂದವರಿಗೆ ತನ್ನ ಅನುಗ್ರಹ ಪ್ರದಾನ ಮಾಡುತ್ತಾನೆ. ಅವನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

مِنْ عِبَادِهِ ۖ وَهُوَ الْغَفُورُ الرَّحِيمُ ﴿١٧﴾

108. ಓ ಮುಹಮ್ಮದ್, ಹೇಳಿರಿ, "ಜನರೇ, ನಿಮ್ಮ ಬಳಿಗೆ ನಿಮ್ಮ ಪ್ರಭುವಿನ ಕಡೆಯಿಂದ ಪರಮ ಸತ್ಯವು ಬಂದು ಬಿಟ್ಟಿತು. ಇನ್ನು ಯಾರು ಸನ್ಮಾರ್ಗವನ್ನನುಸರಿಸುವನೋ ಅವನ ಸನ್ಮಾರ್ಗ ಪ್ರಕ್ರಿಯೆಯು ಅವನಿಗೇ ಫಲಕಾರಿಯಾಗುವುದು ಮತ್ತು ಯಾರು ಪಥಭ್ರಷ್ಟನಾಗಿರುವನೋ ಅವನ ಪಥಭ್ರಷ್ಟತೆಯು ಅವನಿಗೇ ಹಾನಿಕರವಾಗುವುದು ಮತ್ತು ನಾನು ನಿಮ್ಮ ಮೇಲೆ ಕೊಡುತ್ತಿರುವ ನೇನೂ ಅಲ್ಲ."

قُلْ يَا أَيُّهَا النَّاسُ قَدْ جَاءَكُمْ الْحَقُّ
مِنْ رَبِّكُمْ ۖ فَمَنْ اهْتَدَىٰ فَإِنَّمَا
يَهْتَدِي لِنَفْسِهِ ۚ وَمَنْ ضَلَّ فَإِنَّمَا يَضِلُّ
عَلَيْهَا ۗ وَمَا أَنَا عَلَيْكُمْ بِوَكِيلٍ ﴿١٨﴾

109. ಓ ಪೈಗಂಬರರೇ, ನಿಮ್ಮ ಕಡೆಗೆ 'ದಿವ್ಯವಾಣಿ'ಯ ಮೂಲಕ ಅವತೀರ್ಣಗೊಳ್ಳುತ್ತಿರುವ ಸನ್ಮಾರ್ಗವನ್ನು ಅನುಸರಿಸುತ್ತಲೇ ಸಾಗಿರಿ ಮತ್ತು ಅಲ್ಲಾಹನು ತೀರ್ಮಾನ ಮಾಡುವ ವರೆಗೂ ತಾಳ್ಮೆವಹಿಸಿರಿ. ಅವನೇ ಅತ್ಯುತ್ತಮ ತೀರ್ಮಾನ ಮಾಡುವವನಾಗಿರುತ್ತಾನೆ.

وَ اتَّبِعْ مَا يُوحَىٰ إِلَيْكَ ۖ وَاصْبِرْ حَتَّىٰ
يَحْكُمَ اللَّهُ ۗ وَهُوَ خَيْرُ الْحَاكِمِينَ ﴿١٩﴾

۞
۞

(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1-2. ಅಲಿಫ್ ಲಾಮ್ ರಾ, ಇದು ಫರಮಾನು! ಇದರ ಸೂಕ್ತಗಳು ಪ್ರಬುದ್ಧ ಮತ್ತು ಕೂಲಂಕಷವಾಗಿದ್ದು ನೀವು ಅಲ್ಲಾಹನ ಹೊರತು ಇನ್ನಾರ ದಾಸ್ಯ-ಆರಾಧನೆಯನ್ನೂ ಮಾಡಬಾರದೆಂದು ಓರ್ವ ಧೀಮಂತನೂ ವಿವರಪೂರ್ಣನೂ ಆದವನ ಕಡೆಯಿಂದ ನಿರ್ದೇಶಿಸಲ್ಪಟ್ಟಿದೆ. ನಾನು ಅವನ ಕಡೆಯಿಂದ ನಿಮಗೆ ಎಚ್ಚರಿಕೆ ಕೊಡುವವನೂ ಸುವಾರ್ತೆ ನೀಡುವವನೂ ಆಗಿರುತ್ತೇನೆ.

الرَّائِفُ كُنْتُ أَحْكَمْتُ أَيُّهُ ثُمَّ فَضَّلْتُ
مَنْ لَدُنْ حَكِيمٍ خَيْرٌ ۝
أَلَّا تَعْبُدُوا إِلَّا اللَّهَ إِنِّي لَكُمْ مِنْهُ
نَذِيرٌ وَبَشِيرٌ ۝

3. ನೀವು ನಿಮ್ಮ ಪ್ರಭುವಿನೊಡನೆ ಕ್ಷಮೆ ಯಾಚಿಸಿ ಅವನಿಗೆ ಶರಣು ಹೋಗಿರಿ. ಅವನು ಒಂದು ನಿಶ್ಚಿತ ಕಾಲಾವಧಿಯ ವರೆಗೆ ನಿಮಗೆ ಉತ್ತಮ ಜೀವನಾಧಾರಗಳನ್ನು ನೀಡುವನು¹ ಮತ್ತು ಪ್ರತಿಯೊಬ್ಬ ಅನುಗ್ರಹಿತನಿಗೆ ತನ್ನ ಅನುಗ್ರಹವನ್ನು ಪ್ರದಾನ ಮಾಡುವನು.² ಆದರೆ ನೀವು ವಿಮುಖರಾದರೆ ನಿಮ್ಮ ಪಾಲಿಗೆ ಒಂದು ಮಹಾ ದಿನದಂದು ಬರುವ ಯಾತನೆಯ ಬಗ್ಗೆ ನಾನು ಭಯಪಡುತ್ತೇನೆ.

وَأَنْ اسْتَغْفِرُوا رَبَّكُمْ ثُمَّ تُوبُوا إِلَيْهِ
يُبْتِغِمْكُمْ مَتَاعًا حَسَنًا إِلَىٰ أَجَلٍ مُّسَمًّى
وَيُؤْتِي كُلَّ ذِي فَضْلٍ فَضْلَهُ ۗ وَإِنْ
تَوَلَّوْا فَإِنِّي أَخَافُ عَلَيْكُمْ عَذَابَ يُرْسِلُكُمْ فِيهِ ۝

1. ವಿವರಣಾ ಶೈಲಿಗೆ ಅನುಗುಣವಾಗಿ ಇಲ್ಲಿ 'ಕಿತಾಬ್' ಎಂಬ ಪದವನ್ನು 'ಫರಮಾನು' ಎಂದು ಭಾಷಾಂತರಿಸಲಾಗಿದೆ. ಅರಬಿ ಭಾಷೆಯಲ್ಲಿ ಈ ಶಬ್ದ ಗ್ರಂಥ ಅಥವಾ ಪುಸ್ತಕ ಎಂಬರ್ಥದಲ್ಲಿ ಮಾತ್ರವಲ್ಲ- ಅಪ್ಪಣೆ, ರಾಜಾಜ್ಞೆ ಎಂಬರ್ಥದಲ್ಲೂ ಪ್ರಯೋಗಿಸಲ್ಪಡುತ್ತದೆ. ಕುರ್ಆನಿನಲ್ಲಿ ಅನೇಕ ಕಡೆಗಳಲ್ಲಿ ಈ ಶಬ್ದ ಇದೇ ಅರ್ಥದಲ್ಲಿ ಪ್ರಯೋಗಿಸಲ್ಪಟ್ಟಿದೆ.
2. ಅರ್ಥಾತ್- ಲೋಕದಲ್ಲಿರಲು ನಿಮಗೆ ನಿಗದಿಪಡಿಸಲಾಗಿರುವ ಅವಧಿಯಲ್ಲಿ ಅವನು ನಿಮ್ಮನ್ನು ಕೆಟ್ಟ ಸ್ಥಿತಿಯಲ್ಲೂ, ಉತ್ತಮ ಸ್ಥಿತಿಯಲ್ಲಿ ರಿಸುವನು. ನಿಮ್ಮ ಮೇಲೆ ಅವನ ಅನುಗ್ರಹಗಳು ವರ್ಷಿಸುವುದು. ಅವನು ದಯಪಾಲಿಸುವ ಸಮೃದ್ಧಿಯನ್ನು ನೀವು ಆಸ್ವದಿಸುವಿರಿ. ನೀವು ಸುಭಿಕ್ಷಿ ಮತ್ತು ನೆಮ್ಮದಿಯಿಂದಿರುವಿರಿ. ಜೀವನದಲ್ಲಿ ಶಾಂತಿ ಸಮಾಧಾನ ನಿಮಗೆ ಪ್ರಾಪ್ತವಾಗುವುದು. ನಿಮಗೆ ನಿಂದ್ಯತೆ ಮತ್ತು ಅವಮಾನದ ಬದಲು ಗೌರವಾಭಿಮಾನದ ಬದುಕು ಸಿಗುವುದು.
3. ಅರ್ಥಾತ್- ಚಾರಿತ್ರ್ಯ ಮತ್ತು ಸತ್ಕರ್ಮದಲ್ಲಿ ಯಾರು ಎಷ್ಟು ಮುಂದುವರಿಯುವರೋ ಅವರಿಗೆ ಅಷ್ಟೇ ಉನ್ನತವಾದ ಸ್ಥಾನಮಾನ ದೊರೆಯುವುದು. ತನ್ನ ಚಾರಿತ್ರ್ಯ ಮತ್ತು ನಡವಳಿಕೆಯ ಮೂಲಕ ಅವನು ತನ್ನನ್ನು ಯಾವ ಸೌಭಾಗ್ಯಕ್ಕೆ ಅರ್ಹನಾಗಿ ಮಾಡುವನೋ ಆ ಸೌಭಾಗ್ಯ ಅವನಿಗೆ ದೊರಕೇ ತೀರುವುದು.

4. ನಿಮಗೆಲ್ಲರಿಗೂ ಅಲ್ಲಾಹನ ಕಡೆಗೆ ಮರಳಲಿಕ್ಕಿದೆ. ಅವನು ಸರ್ವ ಸಮರ್ಥನು.

إِلَى اللَّهِ مَرْجِعُكُمْ وَهُوَ عَلَى كُلِّ شَيْءٍ قَدِيرٌ ④

5. ನೋಡಿರಿ, ಇವರು ಅವನಿಂದ ಅಡಗಿಸಿಕೊಳ್ಳಲಿಕ್ಕಾಗಿ ತಮ್ಮ ಹೃದಯಗಳನ್ನು ಮುದುಡಿ ಕೊಳ್ಳುತ್ತಾರೆ.⁴ ಜಾಗ್ರತೆ! ಇವರು ತಮ್ಮನ್ನು ತಾವು ಬಟ್ಟೆಗಳಿಂದ ಮುಚ್ಚಿಕೊಂಡಾಗ ಅಲ್ಲಾಹನು ಇವರ ಅಂತರಂಗವನ್ನೂ ಬಹಿರಂಗವನ್ನೂ ತಿಳಿಯುತ್ತಾನೆ. ಅವನಂತು ಇವರ ಹೃದಯ ರಹಸ್ಯಗಳನ್ನೂ ಬಲ್ಲನು.

أَلَا إِنَّهُمْ يَنْتُونُ صُدُورَهُمْ لِيَسْتَكْفُوا مِنْهُ ۗ أَلَا حِينٍ يَسْتَعْشُونَ ثِيَابَهُمْ ۗ يَعْلَمُ مَا يُسْرُونَ ۗ وَمَا يُعْلِنُونَ إِلَّا كَمَا عَلِيمٌ بِمَا تُبْدَاتِ الصُّدُورُ ⑤

6. *ಭೂಮಿಯಲ್ಲಿ ಚಲಿಸುವ ಯಾವ ಸಜೀವಿಯ ಜೀವನಾಧಾರವೂ ಅಲ್ಲಾಹನ ಹೊಣೆಯಲ್ಲಿಲ್ಲದೆ ಇಲ್ಲ. ಅದು ಎಲ್ಲಿ ವಾಸಿಸುತ್ತದೆ ಮತ್ತು ಎಲ್ಲಿ ಒಪ್ಪಿಸಲ್ಪಡುತ್ತದೆ ಎಂಬುದು ಅವನಿಗೆ ತಿಳಿಯದೆ ಇಲ್ಲ. ಎಲ್ಲವೂ ಒಂದು ಸುಸ್ಪಷ್ಟ ಗ್ರಂಥದಲ್ಲಿ ಲಿಖಿತಗೊಂಡಿದೆ.

وَمَا مِنْ دَابَّةٍ فِي الْأَرْضِ إِلَّا عَلَى اللَّهِ رِزْقُهَا وَيَعْلَمُ مُسْتَقَرَّهَا وَمُسْتَوْدَعَهَا ۗ كُلٌّ فِي كِتَابٍ مُبِينٍ ⑥

7. ನಿಮ್ಮಲ್ಲಿ ಸತ್ಕರ್ಮವೆಸಗುವವನಾರೆಂದು ನಿಮ್ಮನ್ನು ಪರೀಕ್ಷಿಸಲಿಕ್ಕಾಗಿ ಭೂಮಿ ಮತ್ತು ಆಕಾಶಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದವನು ಅವನೇ. - ಅದಕ್ಕಿಂತ ಮುಂಚೆ ಅವನ (ಅರ್ಶ್) ವಿಶ್ವಸಿಂಹಾಸನ ಅರ್ಥಾತ್ ಆಧಿಪತ್ಯವು ನೀರಿನ ಮೇಲಿತ್ತು.⁶ ಓ ಪೈಗಂಬರರೇ, ಮರಣಾನಂತರ ನೀವು ಇನ್ನೊಮ್ಮೆ ಎಬ್ಬಿಸಲ್ಪಡುವಿರೆಂದು ಅವರೊಡನೆ ಹೇಳಿದಾಗ ಸತ್ಯನಿಷೇಧಿಗಳು, "ಇದಂತು ಸುಸ್ಪಷ್ಟ ಮಾಟಗಾರಿಕೆ" ಎಂದು ಥಟ್ಟನೆ ಹೇಳಿ ಬಿಡುತ್ತಾರೆ.⁷

وَهُوَ الَّذِي خَلَقَ السَّمَوَاتِ وَالْأَرْضَ فِي سِتَّةِ أَيَّامٍ وَكَانَ عَرْشُهُ عَلَى الْمَاءِ لِيَبْلُوَكُمْ أَيُّكُمْ أَحْسَنُ عَمَلًا ۗ وَلَئِنْ قُلْتُمْ لَئِنْ مَبْعُوثُونَ مِنْ بَعْدِ الْمَوْتِ لَيَقُولَنَّ الَّذِينَ كَفَرُوا إِنْ هَذَا إِلَّا إِسْحَارٌ مُبِينٌ ⑦

8. ನಾವು ಅವರ ಶಿಕ್ಷೆಯನ್ನು ಒಂದು ನಿರ್ದಿಷ್ಟ ಕಾಲಾವಧಿಯ ವರೆಗೆ ತಡೆದಿರಿಸಿದಾಗ, "ಅದನ್ನು ಯಾವ ವಸ್ತು ತಡೆಹಿಡಿಯಿತು?" ಎಂದು ಅವರು ಕೇಳುತ್ತಾರೆ. ಕೇಳಿರಿ! ಆ ಶಿಕ್ಷೆಯ ಸಮಯ

وَلَئِنْ أَحْرَمْنَا عَنْهُمْ الْعَذَابَ إِلَىٰ أُمَّةٍ مَعْدُودَةٍ لَيَقُولَنَّ مَا يَحْسِبُ ۗ أَلَا يَوْمَ يَأْتِيهِمْ لَيْسَ مَصْرُوقًا عَنْهُمْ وَحَاقَ

4. ಮಕ್ಕಾದ ಸತ್ಯನಿಷೇಧಿಗಳು ಪ್ರವಾದಿವರ್ಯರ(ಸ) ಎದುರಾಗದಿರಲೆಂದು ತಮ್ಮ ದಿಕ್ಕನ್ನು ಬದಲಿಸಿಕೊಳ್ಳುತ್ತಿದ್ದರು.

*ಇಲ್ಲಿಂದ 12ನೆಯ ಕಾಂಡ ಆರಂಭ.

5. ಅರ್ಥಾತ್- ಸೃಷ್ಟಿಸುವುದರ ಉದ್ದೇಶ ಲೋಕದಲ್ಲಿ ಮಾನವರನ್ನು ಸೃಷ್ಟಿಸಿ ಅವನನ್ನು ಪರೀಕ್ಷಿಸುವುದಾಗಿತ್ತು.

6. ಇಲ್ಲಿ 'ನೀರು' ಎಂದು ಯಾವುದರ ಬಗ್ಗೆ ಹೇಳಲಾಗಿದೆ ಎಂದು ನಾವು ಹೇಳುವಂತಿಲ್ಲ. ಅದು 'ನೀರು' ಎಂದು ನಾವು ಗುರುತಿಸುವ ವಸ್ತುವೇ ಆಗಿದೆಯೇ ಅಥವಾ ಭೌತಿಕ ವಸ್ತುಗಳೆಲ್ಲವೂ ದ್ರವ ರೂಪದಲ್ಲಿ ಇದ್ದಾಗ ಯಾವ ರೂಪದಲ್ಲಿತ್ತು ಎಂದು ಸೂಚಿಸಲು 'ರೂಪಕವಾಗಿ' ಉಪಯೋಗಿಸಲಾದ ಪದವೇ ಎಂದು ಹೇಳುವಂತಿಲ್ಲ. 'ಅರ್ಶ್' ಅಥವಾ ವಿಶ್ವಸಿಂಹಾಸನವು ನೀರಮೇಲಿತ್ತು ಎಂಬುದರ ವ್ಯಾಖ್ಯಾನವನ್ನು ನಿಗದಿಪಡಿಸುವುದೂ ತ್ರಾಸದಾಯಕವಾಗಿದೆ. ಪ್ರಾಯಶಃ ಆಗ ದೇವಸಾಮ್ರಾಜ್ಯ ನೀರಿನ ಮೇಲೆ ಇದ್ದಿರಬಹುದು.

7. ಅರ್ಥಾತ್ ಮರಣದ ನಂತರ ಮತ್ತೆ ಜೀವಂತಗೊಳ್ಳಲು ಸಾಧ್ಯವೇ ಇಲ್ಲ. ಆದರೆ ಈ ದುಃಸಾಧ್ಯವಾದ ವಿಷಯವನ್ನು ಒಪ್ಪಿಕೊಳ್ಳುವಂತೆ ನಮ್ಮ ಬುದ್ಧಿಗೆ ಮಾಟಮಾಡಲಾಗುತ್ತಿದೆ.

ಬಂತೆಂದರೆ ಅದನ್ನು ಯಾರಿಂದಲೂ ತಡೆಯಲಾಗದು. ಅವರು ಯಾವುದನ್ನು ಅಪಹಾಸ್ಯ ಮಾಡುತ್ತಿದ್ದರೋ ಅದೇ ಅವರನ್ನು ಮುತ್ತಿಕೊಳ್ಳುವುದು.

بِهِمْ مَا كَانُوا بِهِ يَسْتَهْزِءُونَ ﴿٩﴾

9. ನಾವು ಮಾನವನಿಗೆ ನಮ್ಮ ಕೃಪೆಯನ್ನು ನೀಡಿ ಅನಂತರ ಅದನ್ನು ಅವನಿಂದ ಕಸಿದುಕೊಂಡರೆ ಅವನು ನಿರಾಶನಾಗಿ ಕೃತಘ್ನತೆ ತೋರಲಾರಂಭಿಸುತ್ತಾನೆ.

وَلَيُنْزِلُنَا آذَانًا وَإِنَّا لَمَّا رَحِمْنَا ثُمَّ نَزَعْنَاهَا مِنْهُ إِنَّهُ لَكَفُورٌ ﴿٩﴾

10. ಅವನ ಮೇಲೆ ಬಂದಿದ್ದ ಕಷ್ಟಗಳ ಅನಂತರ ನಾವು ಅವನಿಗೆ 'ಸೌಭಾಗ್ಯ'ಗಳ ಸವಿಯನ್ನುಣಿಸಿದಾಗ ಅವನು ನನ್ನ ಎಲ್ಲಾ ದುರದೃಷ್ಟಿಗಳೂ ತೊಲಗಿದುವು ಎನ್ನುತ್ತಾನೆ. ಅನಂತರ ಅವನು ಆನಂದ ತುಂದಿಲನಾಗುತ್ತಾನೆ ಮತ್ತು ಅಹಂಕಾರ ಪಡುತ್ತಾನೆ.

وَلَيُنْزِلُنَا آذَانًا وَإِنَّا لَمَّا رَحِمْنَا ثُمَّ نَزَعْنَاهَا مِنْهُ إِنَّهُ لَكَفُورٌ ﴿٩﴾

11. ತಾಳ್ಮೆ ವಹಿಸುವವರು ಮತ್ತು ಸತ್ಕರ್ಮಿಗಳು ಮಾತ್ರ ಈ ದೋಷದಿಂದ ವಿರಹಿತರಾಗಿದ್ದಾರೆ. ಕ್ಷಮೆಯೂ ಉನ್ನತವಾದ ಪ್ರತಿಫಲವೂ ಇವರಿಗೇ ಇರುವುದು.

إِلَّا الَّذِينَ صَبَرُوا وَعَمِلُوا الصَّالِحَاتِ ۗ أُولَٰئِكَ لَهُمْ مَغْفِرَةٌ وَأَجْرٌ كَبِيرٌ ﴿١٠﴾

12. ಓ ಪೈಗಂಬರರೇ, ನಿಮ್ಮ ಮೇಲೆ ಅವತೀರ್ಣಗೊಳಿಸಲಾಗುತ್ತಿರುವ ದಿವ್ಯವಾಣಿಯಿಂದ ಕೆಲವನ್ನು ನೀವು (ತಿಳಿಸದೆ) ಬಿಟ್ಟುಬಿಡಬಾರದು. ಅವರಾಡುವ "ಈ ವ್ಯಕ್ತಿಯ ಮೇಲೊಂದು ನಿಧಿಯನ್ನೇಕೆ ಇಳಿಸಲಾಗಲಿಲ್ಲ?" ಅಥವಾ "ಇವನ ಸಂಗಡ ದೇವಚರನೋರ್ವನೇಕೆ ಬರಲಿಲ್ಲ?" ಎಂಬ ಮಾತುಗಳಿಂದಾಗಿ ನೀವು ಸಂಕೋಚ ಪಡಬೇಕಾಗಿಲ್ಲ. ನೀವಂತು ಕೇವಲ ಎಚ್ಚರಿಕೆ ಕೊಡುವವರಾಗಿದ್ದೀರಿ. ಸಕಲ ಕಾರ್ಯಗಳ ಹೊಣೆಗಾರನು ಅಲ್ಲಾಹನಾಗಿರುತ್ತಾನೆ.

فَلَعَلَّكَ تَارِكًا بَعْضَ مَا يُوحَىٰ إِلَيْكَ وَصَادِقًا بِهِ صِدْقًا أَنْ يَقُولُوا لَوْلَا أُنزِلَ عَلَيْهِ كِتَابٌ أَوْ جَاءَ مَعَهُ الْمَلَائِكَةُ إِنَّمَا أَنْتَ نَذِيرٌ وَاللَّهُ عَلَىٰ كُلِّ شَيْءٍ وَكِيلٌ ﴿١١﴾

13. ಪೈಗಂಬರರು ಈ ಗ್ರಂಥವನ್ನು ತಾವೇ ಸೃಷ್ಟನೆ ಮಾಡಿಕೊಂಡರೆಂದು ಇವರು ಹೇಳುತ್ತಾರೆಯೇ! ಹಾಗಾದರೆ ಇದರಂತಹ ಹತ್ತು 'ಅಧ್ಯಾಯ'ಗಳನ್ನು ಸೃಷ್ಟಿಸಿ ತನ್ನಿರಿ ಮತ್ತು ಅಲ್ಲಾಹನ ಹೊರತು ನಿಮ್ಮ (ಪೂಜ್ಯರು) ಯಾರಲ್ಲ ಇರುವರೋ ಅವರನ್ನೆಲ್ಲ ಸಹಾಯಕ್ಕಾಗಿ ಕರೆಯಲು ಸಾಧ್ಯವಿದ್ದರೆ ಕರೆದುಕೊಳ್ಳಬಹುದು. ನೀವು (ಅವರನ್ನು ಪೂಜ್ಯರೆಂದು ತಿಳಿಯುವುದರಲ್ಲಿ) ಸತ್ಯವಾದಿಗಳಾಗಿದ್ದರೆ (ಹಾಗೆ ಮಾಡಿರಿ.)

أَمْ يَقُولُونَ افْتَرَاهُ قُلْ فَأْتُوا بِعَشْرِ سُوْرٍ مِّثْلِهِ مُفْتَرِيَاتٍ وَادْعُوا مَنِ اسْتَدْعَيْتُمْ مِّنْ دُونِ اللَّهِ إِنْ كُنْتُمْ صَادِقِينَ ﴿١٢﴾

14. ಅವರು (ನಿಮ್ಮ ಪೂಜ್ಯರು) ನಿಮ್ಮ ನೆರವಿಗೆ ಬಾರದಿದ್ದರೆ ಇದು ಅಲ್ಲಾಹನ ದಿವ್ಯಜ್ಞಾನದಿಂದ ಅವತೀರ್ಣಗೊಂಡಿದೆ ಮತ್ತು ಅವನ ಹೊರತು ಅನ್ಯ ದೇವನಿಲ್ಲವೆಂದು ಚೆನ್ನಾಗಿ ಅರಿತುಕೊಳ್ಳಿರಿ. ಇನ್ನಾದರೂ (ಈ ಪರಮಾರ್ಥದ ಮುಂದೆ) ಶರಣಾಗತ ರಾಗುತ್ತೀರಾ?

فَالَمْ يَسْتَجِيبُوا لَكُمْ فَأَعْلَمُوا أَنَّمَا أُنزِلَ
بِعِلْمِ اللَّهِ وَأَنَّ لَا إِلَهَ إِلَّا هُوَ فَهَلْ
أَنْتُمْ مُسْلِمُونَ ﴿١٤﴾

15. ಈ ಲೌಕಿಕ ಜೀವನ ಮತ್ತು ಇದರ ಬೆಡಗು ಬಿನ್ನಾಣಗಳನ್ನು ಬಯಸುವವರ ಕರ್ಮಗಳ ಸಂಪೂರ್ಣ ಪ್ರತಿಫಲವನ್ನು ನಾವು ಇಲ್ಲೇ ಕೊಟ್ಟುಬಿಡುತ್ತೇವೆ ಮತ್ತು ಇದರಲ್ಲಿ ಅವರಿಗೆ ಯಾವ ಕೊರತೆಯನ್ನೂ ಮಾಡುವುದಿಲ್ಲ.

مَنْ كَانَ يُرِيدُ الْحَيَاةَ الدُّنْيَا وَزَيَّنَتْهَا
نُوفٍ إِلَيْهِمْ أَعْمَالَهُمْ فِيهَا وَهُمْ
فِيهَا لَا يُبْخَسُونَ ﴿١٥﴾

16. ಆದರೆ ಇಂಥವರಿಗೆ ಪರಲೋಕದಲ್ಲಿ ನರಕಾಗ್ನಿಯ ವಿನ್ಯಾಸ ಇನ್ನೇನೂ ಇಲ್ಲ. ಇವರು ಇಲ್ಲಿ ನಿರ್ಮಿಸಿದ್ದೆಲ್ಲವೂ ಅಳಿದು ಹೋಯಿತು ಮತ್ತು ಈಗ ಇವರು ಮಾಡಿದ್ದೆಲ್ಲವೂ ನಿರರ್ಥಕ (ಎಂದು ಅಲ್ಲಿ ತಿಳಿದು ಬರುವುದು)

أُولَئِكَ الَّذِينَ لَيْسَ لَهُمْ فِي الْآخِرَةِ
إِلَّا النَّارُ ۖ وَحِطَّ مَا صَنَعُوا فِيهَا
وَبَطُلْ مَا كَانُوا يَعْمَلُونَ ﴿١٦﴾

17. ತನ್ನ ಪ್ರಭುವಿನ ಕಡೆಯಿಂದ ಪ್ರತ್ಯಕ್ಷ ಪ್ರಮಾಣವನ್ನು ಪಡೆದ ವ್ಯಕ್ತಿಯು* ಆ ಬಳಿಕ (ಆ ಪ್ರಮಾಣಕ್ಕೆ ಪೂರಕವಾಗಿ) ಪ್ರಭುವಿನ ಕಡೆಯಿಂದ ಒಂದು ಸಾಕ್ಷ್ಯವೂ ಬಂದಾಗ* ಮತ್ತು ಅದಕ್ಕೆ ಮುಂಚೆ ಮಾರ್ಗದರ್ಶಿ ಹಾಗೂ ಕೃಪೆಯಾಗಿ ಬಂದಿದ್ದ ಮೂಸಾರ ಗ್ರಂಥವೂ ಇರುವಾಗ (ಅವನೂ ಲೋಕೋಪಾಸಕರಂತೆ ಇದನ್ನು ನಿರಾಕರಿಸಬಲ್ಲನೇ?) ಇಂತಹವರು ಖಂಡಿತ ಇದರಲ್ಲಿ ವಿಶ್ವಾಸ ಇರಿಸುವರು. ಯಾವುದಾದರೂ ಜನ ವಿಭಾಗವು ಇದನ್ನು ನಿರಾಕರಿಸಿದರೆ ಅದಕ್ಕೆ ವಾಗ್ಧಾನವೀಯಲಾಗಿರುವ ಸ್ಥಾನವು ನರ ಕಾಗ್ನಿಯೇ, ಆದುದರಿಂದ ಓ ಸಂದೇಶವಾಹಕರೇ! ಇದರ ಬಗ್ಗೆ ನೀವು ಯಾವುದೇ ಸಂದೇಹಕ್ಕೊಳಗಾಗ ಬೇಡಿರಿ. ಇದು ನಿಮ್ಮ ಪ್ರಭುವಿನಿಂದ ಬಂದಿರುವ ಪರಮ ಸತ್ಯ. ಆದರೆ ಹೆಚ್ಚಿನವರು ವಿಶ್ವಾಸವಿರಿಸುವುದಿಲ್ಲ.

أَفَنَنْكَرُ عَلَىٰ بَيِّنَةٍ مِّنْ سَرِّهِ ۗ
يَتْلُوهَا شَاهِدٌ مِّنْهُ ۗ وَمِنْ قَبْلِهِ
كُتِبَ مُوسَىٰ إِمَامًا ۖ وَرَحْمَةً لِّكَ
يُؤْمِنُونَ بِهِ ۗ وَمَنْ يَكْفُرْ بِهِ
مِنَ الْأَحْزَابِ ۖ قَالَ كُفْرًا مَّوْعِدُهُ
ۗ قَلَّا تَكْفُرُ فِي مَرْيَمَ ۗ
مِنْهُ ۗ إِنَّهُ الْحَقُّ مِنْ سَرِّكَ
وَلَكِنَّ أَكْثَرَ النَّاسِ لَا يُؤْمِنُونَ ﴿١٧﴾

8. ಅರ್ಥಾತ್- ಮಾನವನಿಗೆ ತನ್ನ ಅಸ್ತಿತ್ವ, ಭೂಮಿ-ಆಕಾಶಗಳ ಸೃಷ್ಟಿ ಮತ್ತು ನಿಸರ್ಗ ವ್ಯವಸ್ಥೆಯಲ್ಲೇ ಈ ಲೋಕಕ್ಕೆ ಒಬ್ಬ ಸೃಷ್ಟಿಕರ್ತ, ಒಡೆಯ, ಪರಿಪಾಲಕ ಮತ್ತು ಆಜ್ಞಾದೀಶನಾದ ದೇವನಿದ್ದಾನೆ ಎಂಬುದರ ಸಾಕ್ಷ್ಯ ಪ್ರಾಪ್ತವಾಗುತ್ತದೆ. ಈ ಸಾಕ್ಷ್ಯಗಳ ಆಧಾರದಲ್ಲೇ ಈ ಜೀವನದ ನಂತರ ಮತ್ತೊಂದು ಜೀವನ ಇರಲೇಬೇಕಾಗಿದೆ. ಅದರಲ್ಲಿ ಮಾನವ ತನ್ನ ಕರ್ಮಗಳ ಬಗ್ಗೆ ತನ್ನೊಡೆಯನಿಗೆ ಲೆಕ್ಕ ಸಮರ್ಪಣೆ ಮಾಡಬೇಕಾಗಿದೆ ಮತ್ತು ತಾನು ಮಾಡಿರುವುದರ ಶಿಕ್ಷೆ-ರಕ್ಷೆಗಳನ್ನು ಪಡೆಯಬೇಕಾಗಿದೆ ಎಂಬುದರ ಬಗ್ಗೆಯೂ ಅವನ ಮನಸ್ಸು ಸಾಕ್ಷ್ಯ ನುಡಿಯುತ್ತದೆ.

9. ಅರ್ಥಾತ್- ಕುರ್ಆನ್ ಗ್ರಂಥ. ಅದು ಬಂದ ನಂತರ ಪ್ರಸ್ತುತ ನೈಸರ್ಗಿಕ ಮತ್ತು ವೈಚಾರಿಕ ಸಾಕ್ಷ್ಯಾಧಾರಗಳನ್ನು ಸಮರ್ಥಿಸಿತು. ಮಾನವ ತನ್ನ ವ್ಯಕ್ತಿತ್ವ ಮತ್ತು ನಿಸರ್ಗದಲ್ಲಿ ಕಾಣುವ ಸಾಕ್ಷ್ಯಾಧಾರಗಳೇ ವಾಸ್ತವದಲ್ಲಿ ಸತ್ಯವಾಗಿದೆ ಎಂಬುದನ್ನು ಅದು ಅವನಿಗೆ ತಿಳಿಸಿಕೊಟ್ಟಿತು.

18. ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸುವವನಿಗಿಂತ ದೊಡ್ಡ ಅಕ್ರಮಿ ಇನ್ನಾರಿರಬಹುದು?¹⁰ ಇಂಥವರು ತಮ್ಮ ಪ್ರಭುವಿನ ಮುಂದೆ ತರಲ್ಪಡುವರು ಮತ್ತು ತಮ್ಮ ಪ್ರಭುವಿನ ಮೇಲೆ ಸುಳ್ಳಾರೋಪ ಹೊರಿಸಿದವರು ಇವರೇ ಎಂದು ಸಾಕ್ಷಿದಾರರು ಹೇಳುವರು. ಕೇಳಿರಿ! ಅಕ್ರಮಿಗಳ ಮೇಲೆ ಅಲ್ಲಾಹನ ಶಾಪವಿದೆ.¹¹

وَمَنْ أَظْلَمُ مِمَّنِ افْتَرَىٰ عَلَى اللَّهِ كَذِبًا أُولَٰئِكَ يُعْرَضُونَ عَلَىٰ سُرَّتِهِمْ وَيَقُولُ الْأَشْهَادُ هَٰؤُلَاءِ الَّذِينَ كَذَبُوا عَلَىٰ رَبِّهِمْ ۗ أَلَا لَعْنَةُ اللَّهِ عَلَى الظَّالِمِينَ ﴿١٠﴾

19. ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುವ, ಆ ಮಾರ್ಗವನ್ನು ವಕ್ರಗೊಳಿಸುವ ಮತ್ತು ಪರಲೋಕವನ್ನು ನಿರಾಕರಿಸುವಂತಹ ಅಕ್ರಮಿಗಳ ಮೇಲೆ.

الَّذِينَ يَصُدُّونَ عَن سَبِيلِ اللَّهِ وَيَبْغُونَهَا عِوَجًا ۗ وَهُمْ بِالْآخِرَةِ هُمْ كَافِرُونَ ﴿١١﴾

20. ಅವರು ಭೂಮಿಯಲ್ಲಿ ಅಲ್ಲಾಹನನ್ನು ಅಸಹಾಯಕನಾಗಿ ಮಾಡಬಲ್ಲವರಾಗಿರಲಿಲ್ಲ ಮತ್ತು ಅಲ್ಲಾಹನೆದುರು ಅವರಿಗಾರೂ ಸಹಾಯಕನೂ ಇರಲಿಲ್ಲ. ಅವರಿಗೇ ಇಮ್ಮಡಿ ಯಾತನೆ ಕೊಡಲಾಗುವುದು. ಅವರು ಯಾರ ಮಾತನ್ನೂ ಕೇಳುತ್ತಿರಲಿಲ್ಲ. ಸ್ವತಃ ಅವರಿಗೇನೂ ಹೊಳೆಯುತ್ತಲೂ ಇರಲಿಲ್ಲ.

أُولَٰئِكَ لَمْ يَكُونُوا مُعْجِزِينَ فِي الْأَرْضِ وَمَا كَانَ لَهُمْ مِن دُونِ اللَّهِ مِنْ أَوْلِيَاءٍ يُضَعِفُ لَهُمُ الْعَذَابَ مَا كَانُوا يَسْتَطِيعُونَ السَّمْعَ وَمَا كَانُوا يُبْصِرُونَ ﴿١٢﴾

21. ಅವರು ತಮ್ಮನ್ನು ತಾವೇ ನಷ್ಟಕ್ಕೆ ಗುರಿಪಡಿಸಿಕೊಂಡವರು. ಇವರು ಸೃಜಿಸಿಕೊಂಡದ್ದೆಲ್ಲವೂ ಇವರಿಂದ ಕಳೆದುಹೋಯಿತು.

أُولَٰئِكَ الَّذِينَ خَسِرُوا أَنفُسَهُمْ وَضَلَّ عَنْهُمْ مَا كَانُوا يَفْتَرُونَ ﴿١٣﴾

22. ಪರಲೋಕದಲ್ಲಿ ಇವರೇ ಅತ್ಯಧಿಕ ನಷ್ಟ ಹೊಂದುವುದು ಅನಿವಾರ್ಯ.

لَا جَزَاءَ لَهُمْ فِي الْآخِرَةِ ۗ هُمُ الْخَاسِرُونَ ﴿١٤﴾

23. ಸತ್ಯವಿಶ್ವಾಸವಿರಿಸಿ ಸತ್ಕರ್ಮವೆಸಗಿದವರೂ ತಮ್ಮ ಪ್ರಭುವಿನವರೇ ಆಗಿಬಿಟ್ಟವರೂ ನಿಶ್ಚಯವಾಗಿಯೂ ಸ್ವರ್ಗದವರು. ಅವರು ಅದರಲ್ಲಿ ಸದಾಕಾಲ ವಾಸಿಸುವರು.

إِنَّ الَّذِينَ آمَنُوا وَعَمِلُوا الصَّالِحَاتِ وَآخَبْتُوا إِلَىٰ رَبِّهِمْ ۗ أُولَٰئِكَ أَصْحَابُ الْجَنَّاتِ ۗ هُمْ فِيهَا خَالِدُونَ ﴿١٥﴾

24. ಈ ಎರಡು ವರ್ಗದವರ ಉಪಮೆ ಹೀಗಿದೆ- ಒಬ್ಬನು ಕುರುಡನೂ ಕಿವುಡನೂ ಆಗಿದ್ದಾನೆ. ಇನ್ನೊಬ್ಬನು ದೃಷ್ಟಿ ಮತ್ತು ಶ್ರವಣವುಳ್ಳವನೂ ಆಗಿದ್ದಾನೆ. ಇವರಿಬ್ಬರೂ ಸಮಾನರಾಗಬಲ್ಲರೇ?

مَثَلُ الْفَرِيقَيْنِ كَالْأَصْمِيِّ وَالْأَبْصَرِ ۚ وَالْبَصِيرِ وَالسَّمِيعِ ۗ هَلْ يَسْتَوِينَ

10. ಅರ್ಥಾತ್- ದೇವತ್ವ ಮತ್ತು ದಾಸ್ಯ-ಅನುಸರಣೆ ಮಾಡಿಸುವ ಅವನ ಹಕ್ಕಿನಲ್ಲಿ ಇತರರೂ ಭಾಗೀದಾರರು ಎಂದು ಹೇಳುವುದು, ದೇವನಿಗೆ ತನ್ನ ದಾಸರ ಸನ್ಮಾರ್ಗದರ್ಶನದ ಅಥವಾ ಪಥಭ್ರಷ್ಟತೆಯಲ್ಲಿ ಯಾವುದೇ ಆಸಕ್ತಿಯಿಲ್ಲ. ಅವನು ನಮ್ಮ ಮಾರ್ಗದರ್ಶನಕ್ಕಾಗಿ ಯಾವುದೇ ಪ್ರವಾದಿ ಅಥವಾ ಗ್ರಂಥವನ್ನು ಕಳುಹಿಸಿಲ್ಲ. ನಮ್ಮ ಜೀವನಕ್ಕೆ ಯಾವ ಶೈಲಿಯನ್ನು ಬೇಕಾದರೂ ಅಳವಡಿಸಿಕೊಳ್ಳಲು ಅವನು ನಮ್ಮನ್ನು ಸ್ವತಂತ್ರವಾಗಿ ಬಿಟ್ಟು ಬಿಟ್ಟಿದ್ದಾನೆ. ದೇವನು ನಮ್ಮನ್ನು ಹೀಗೆಯೇ ವಿನೋದಕ್ಕಾಗಿ ಸೃಷ್ಟಿಸಿದ್ದಾನೆ ಮತ್ತು ಹಾಗೆಯೇ ನಮಗೆ ಅಂತ್ಯವನ್ನೂ ನೀಡುತ್ತಾನೆ. ಅವನ ಮುಂದೆ ನಾವು ಯಾವುದೇ ರೀತಿಯ ಉತ್ತರದಾಯಿತ್ವವನ್ನೂ ಹೊಂದಿಲ್ಲ. ಯಾವುದೇ ರೀತಿಯ ಶಿಕ್ಷೆ-ರಕ್ಷೆಗಳು ಎದುರಾಗಲಿಕ್ಕಿಲ್ಲ ಎಂದೆಲ್ಲಾ ಹೇಳುವುದಾಗಿದೆ.

11. ವಿವರಣಾ ಶೈಲಿಯಿಂದ, ಈ ಮಾತನ್ನು ಪರಲೋಕದಲ್ಲಿ ಅವರು ಹಾಜರುಗೊಳಿಸಲ್ಪಡುವಾಗ ಹೇಳಲಾಗುವುದು ಎಂದು ವ್ಯಕ್ತವಾಗುತ್ತದೆ.

ನೀವು ಈ ಉಪಮೆಯಿಂದ ಪಾಠವೇನಾದರೂ ಕಲಿಯುವುದಿಲ್ಲವೇಕೆ?

مَثَلًا لِّأَكَلَتَدَكَّرُونَ ﴿٢٥﴾

25. ನಾವು ನೂಹರನ್ನು ಅವರ ಜನಾಂಗದ ಕಡೆಗೆ ಕಳುಹಿಸಿದ್ದಾಗ (ಇಂತಹ ಪರಿಸ್ಥಿತಿಯೇ ಇತ್ತು) ನೂಹರು ಇಂತೆಂದರು, "ನಾನು ನಿಮಗೆ ಸುವ್ಯಕ್ತ ಎಚ್ಚರಿಕೆ ನೀಡುತ್ತೇನೆ.

وَلَقَدْ أَرْسَلْنَا نُوحًا إِلَىٰ قَوْمِهِ لِيُنذِرَهُمْ
عَلَيْكُمْ نَذِيرًا مُّبِينًا ﴿٢٥﴾

26. ನೀವು ಅಲ್ಲಾಹನ ಹೊರತು ಇನ್ನಾರ ದಾಸ್ಯ-ಆರಾಧನೆಯನ್ನೂ ಮಾಡಬೇಡಿರಿ. ಅನ್ಯಥಾ ನಿಮ್ಮ ಮೇಲೆ ಒಂದು ದಿನ ವೇದನಾಯುಕ್ತ ಯಾತನೆ ಎರಗುವುದೆಂದು ನಾನು ಭಯ ಪಡುತ್ತೇನೆ."

أَنْ لَا تَعْبُدُوا إِلَّا اللَّهَ ۗ إِيَّايَ خَافَ عَلَيْكُمْ
عَذَابَ يَوْمِ الْيَوْمِ ﴿٢٦﴾

27. ಅವರ ಮಾತನ್ನು ನಿರಾಕರಿಸಿದ್ದ ಅವರ ಜನಾಂಗದ ಸರದಾರರು ಹೀಗೆಂದರು-"ನೀವು ನಮ್ಮ ದೃಷ್ಟಿಯಲ್ಲಿ ನಮ್ಮಂತಹ ಒಬ್ಬ ಮನುಷ್ಯನಾಗಿರುವಿರೇ ವಿನಾ ಇನ್ನೇನೂ ಅಲ್ಲ. ನಮ್ಮ ಜನಾಂಗದಲ್ಲಿ ನೀಚರಾಗಿದ್ದವರು ಮಾತ್ರ ಹಿಂದು ಮುಂದು ನೋಡದೆ ನಿಮ್ಮನ್ನು ಅನುಸರಿಸುತ್ತಿರುವುದನ್ನು ನಾವು ಕಾಣುತ್ತೇವೆ. ನೀವು ನಮಗಿಂತ ಯಾವ ವಿಷಯದಲ್ಲೂ ಶ್ರೇಷ್ಠರಾಗಿರುವುದನ್ನು ನಾವು ಕಾಣುವುದಿಲ್ಲ. ಮಾತ್ರವಲ್ಲ ನಾವು ನಿಮ್ಮನ್ನು ಸುಳ್ಳು ಗಾರನೆಂದೆಣಿಸುತ್ತೇವೆ."

قَالَ الْمَلَأُ الَّذِينَ كَفَرُوا مِنْ قَوْمِهِ مَا تَرَاكَ
إِلَّا بَشَرًا مِثْلَنَا وَمَا تَرَاكَ إِلَّا تَبَعَكَ إِلَّا الَّذِينَ
هُمْ أَرَادُوا بَادِيَ الرَّأْيِ وَمَا تَرَىٰ لَكُمْ
عَلَيْنَا مِنْ فَضْلٍ بَلْ نَنظُرُكُمْ كَذِبِينَ ﴿٢٧﴾

28. ಅವರು (ಹೀಗೆ) ಹೇಳಿದರು- "ಓ ನನ್ನ ಜನಾಂಗ ಬಾಂಧವರೇ, ನೀವೇ ಯೋಚಿಸಿರಿ, ನಾನು ನನ್ನ ಪ್ರಭುವಿನ ಕಡೆಯಿಂದ ಒಂದು ಸ್ಪಷ್ಟ ಆಧಾರ ಪ್ರಮಾಣದಲ್ಲಿ ಸ್ಥಿರವಾಗಿದ್ದೆ. ತರುವಾಯ ಅವನು ನನಗೆ ತನ್ನ ವಿಶೇಷ ಕೃಪೆಯನ್ನೂ ಪ್ರದಾನ ಮಾಡಿದನು. ಆದರೆ ಅದು ನಿಮಗೆ ಗೋಚರಿಸಲಿಲ್ಲ. ಹೀಗಿರುವಾಗ ನೀವು ಒಪ್ಪದಿದ್ದರೂ ನಾವು ಬಲಾತ್ಕರಿಸಿ ನಿಮ್ಮ ತಲೆಗೆ ಲೇಪಿಸಲು ನಮ್ಮಲ್ಲೇನು ಸಾಧನವಿದೆ?

قَالَ يَقَوْمِ أَرَأَيْتُمْ إِنْ كُنْتُمْ عَلَىٰ بَيِّنَةٍ
مِّنْ سَرَابٍ وَاتَّخَذْتُمْ رَحْمَةً مِنِّي مِنْ عِنْدِي
فَعَبَّيْتُمْ عَلَيْكُمْ أَنْ لَزِمْتُمْ مَوَاطِنَهَا وَأَنْتُمْ
لَهَا كَرَهُونَ ﴿٢٨﴾

29. ಓ ನನ್ನ ಜನಾಂಗ ಬಾಂಧವರೇ, ನಾನು ಈ ಕೆಲಸದ ಬಗ್ಗೆ ನಿಮ್ಮಿಂದ ಹಣ ಕೇಳುವುದಿಲ್ಲ. ನನ್ನ ಪ್ರತಿಫಲ ಅಲ್ಲಾಹನಲ್ಲಿದೆ. ನನ್ನ ಮಾತು ನಂಬಿದವರನ್ನು ಹೊರದಬ್ಬಿಬಿಡಲಿಕ್ಕೂ ನನ್ನಿಂದ ಸಾಧ್ಯವಾಗದು. ಅವರು ತಾವೇ ತಮ್ಮ ಪ್ರಭುವಿನ ಸನ್ನಿಧಿಗೆ ಹೋಗುವವರು. ಆದರೆ ನೀವು ತಿಳಿಗೇಡಿತನದಿಂದ ವರ್ತಿಸುತ್ತಿರುವುದನ್ನು ನಾನು ಕಾಣುತ್ತಿದ್ದೇನೆ.

وَيَقَوْمِ لَا أَسْأَلُكُمْ عَلَيْهِ مَا لَاحِظٌ لِّمَنْ
إِلَّا عَلَىٰ اللَّهِ وَمَا أَنَا بِطَارِدِ الَّذِينَ
أَمْنُوا ۗ إِنَّهُمْ مُّلتَمُوا رَبَّهُمْ وَلِيكِنِّي
أَرَاكُمْ قَوْمًا تَجْهَلُونَ ﴿٢٩﴾

30. ಓ ನನ್ನ ಜನಾಂಗ ಬಾಂಧವರೇ, ನಾನು ಇವರನ್ನು ತಳ್ಳಿಬಿಟ್ಟರೆ ಅಲ್ಲಾಹನ ಹಿಡಿತದಿಂದ ನನ್ನನ್ನು ಕಾಪಾಡಲು ಯಾರು ಬಂದಾರು? ನಿಮಗೆ ಇಷ್ಟೂ ತಿಳಿಯುವುದಿಲ್ಲವೇ?

وَيَقَوْمٍ مَنْ يُصْرِنِي مِنَ اللَّهِ إِنَّ
طَرَدْتَهُمْ أَفَلَا تَذَكَّرُونَ ﴿٣٠﴾

31. ನನ್ನ ಬಳಿ ಅಲ್ಲಾಹನ ಭಂಡಾರವಿದೆಯೆಂದು ನಾನು ನಿಮ್ಮೊಡನೆ ಹೇಳುವುದಿಲ್ಲ. ನಾನು ಪರೋಕ್ಷದ ಜ್ಞಾನಿಯೆಂದೂ ಹೇಳುವುದಿಲ್ಲ. ನಾನೊಬ್ಬ ದೇವಚರನಾಗಿದ್ದೇನೆಂದೂ ನಾನು ವಾದಿಸುತ್ತಿಲ್ಲ. ನಿಮ್ಮ ದೃಷ್ಟಿಗೆ ಕೀಳಾಗಿ ಕಾಣಿಸುತ್ತಿರುವವರಿಗೆ ಅಲ್ಲಾಹನು ಒಳಿತನ್ನೇನೂ ನೀಡಿರುವುದಿಲ್ಲವೆಂದೂ ನಾನು ಹೇಳಲಾರೆ. ಅವರ ಅಂತಃಕರಣದ ಸ್ಥಿತಿಯನ್ನು ಅಲ್ಲಾಹನೇ ಚೆನ್ನಾಗಿ ಬಲ್ಲನು. ನಾನು ಹಾಗೆ ಹೇಳಿಬಿಟ್ಟರೆ ಅಕ್ರಮಿಯಾದೇನು."

وَلَا أَقُولُ لَكُمْ عِنْدِي خَزَائِنُ اللَّهِ
وَلَا أَعْلَمُ الْغَيْبَ وَلَا أَقُولُ إِنِّي مَلَكٌ
وَلَا أَقُولُ لِلَّذِينَ تَزْدَرِي أَعْيُنُكُمْ
لَنْ يُؤْتِيَهُمُ اللَّهُ خَيْرًا اللَّهُ أَعْلَمُ بِمَا
فِي أَنْفُسِهِمْ إِنِّي إِذًا لَمِنَ الظَّالِمِينَ ﴿٣١﴾

32. ಕೊನೆಗೆ ಅವರು ಹೀಗೆಂದರು- "ಓ ನೂಹ್! ನೀವು ನಮ್ಮೊಡನೆ ವಾಗ್ಯಾದ ನಡೆಸಿದಿರಿ, ತುಂಬಾ ನಡೆಸಿದಿರಿ. ಇನ್ನು ನೀವು ಸತ್ಯವಾದಿಯಾಗಿದ್ದರೆ ನೀವು ನಮಗೆ ಬೆದರಿಕೆ ಹಾಕುತ್ತಿರುವ ಆ ಯಾತನೆಯನ್ನು ಬರಮಾಡಿಸಿರಿ."

قَالُوا يَا نُوحُ قَدْ جَدَلْنَاكَ فَأَكْثَرْتَ
جِدَالَكَ فَآتِنَا بِمَا تَعِدُنَا إِنْ كُنْتَ
مِنَ الصّٰدِقِيْنَ ﴿٣٢﴾

33. ನೂಹ್ ಹೀಗೆ ಉತ್ತರ ಕೊಟ್ಟರು: "ಅಲ್ಲಾಹನಿಚ್ಛಿಸಿದರೆ ಅವನೇ ಅದನ್ನು ತರುವನು. ನೀವು ಅದನ್ನು ತಡೆಯುವಷ್ಟು ಸಾಮರ್ಥ್ಯ ಹೊಂದಿರುವುದಿಲ್ಲ."

قَالَ إِنَّمَا يَأْتِيكُمْ بِهِ اللَّهُ إِنْ شَاءَ وَمَا
أَنْتُمْ بِمُعْجِزِينَ ﴿٣٣﴾

34. ಇನ್ನು ನಾನು ನಿಮಗೇನಾದರೂ ಹಿತವನ್ನು ಮಾಡಲು ಬಯಸಿದರೂ ಅಲ್ಲಾಹನೇ ನಿಮ್ಮನ್ನು ದಾರಿ ತಪ್ಪಿಸಲಿಚ್ಛಿಸಿರುವಾಗ¹² ನನ್ನ ಹಿತಾ ಕಾಂಕ್ಷೆಯೇನೂ ನಿಮಗೆ ಫಲ ಕೊಡಲಾರದು. ಅವನೇ ನಿಮ್ಮ ಪ್ರಭು ಮತ್ತು ಅವನಲ್ಲಿಗೇ ನೀವು ಮರಳಲಿಕ್ಕಿದ್ದೀರಿ."

وَلَا يَنْفَعُكُمْ نُصْحِي إِنْ أَرَدْتُ أَنْ أُنصَحَ
لَكُمْ إِنْ كَانَ اللَّهُ يُرِيدُ أَنْ يُغْوِيَكُمْ هُوَ
رَبُّكُمْ وَإِلَيْهِ تُرْجَعُونَ ﴿٣٤﴾

35. ಓ ಪೈಗಂಬರರೇ, ಇದನ್ನೆಲ್ಲಾ ಈ ವ್ಯಕ್ತಿ ಸ್ವಯಂ ರಚಿಸಿಕೊಂಡಿದ್ದಾನೆಂದು ಇವರು ಹೇಳುತ್ತಿದ್ದಾರೇನು? ಇವರೊಡನೆ ಹೇಳಿರಿ, "ಇದನ್ನು ನಾನೇ ರಚಿಸಿದ್ದಾದರೆ ನನ್ನ ಅಪರಾಧದ ಹೊಣೆ ನನ್ನ ಮೇಲೆ ಇದೆ ಮತ್ತು ನೀವು ಮಾಡುತ್ತಿರುವ ಅಪರಾಧದಿಂದ ನಾನು ಮುಕ್ತನಾಗಿರುತ್ತೇನೆ."

أَمْ يَحْسَبُونَ أَنَّنَا نُنزِّلُ الْكُتُبَ فَعَلَّا
إِجْرَاهِي وَأَنَا بَرِيءٌ مِمَّا تَجْرِمُونَ ﴿٣٥﴾

12. ಅರ್ಥಾತ್- ನಿಮ್ಮ ಹಟ, ದುಷ್ಟತನ ಮತ್ತು ಒಳಿತನ ಬಗೆಗಿರುವ ನಿರಾಸಕ್ತಿಯನ್ನು ಕಂಡು ಅಲ್ಲಾಹನೇ ನಿಮಗೆ ಸನ್ಮಾರ್ಗದರ್ಶನದ ಸೌಭಾಗ್ಯವನ್ನು ಕರುಣಿಸುವುದಿಲ್ಲವೆಂದು ಮತ್ತು ನೀವು ಬಯಸುವ ಪಥಭ್ರಷ್ಟತೆಯಲ್ಲೇ ನಿಮ್ಮನ್ನು ಅಲೆದಾಡಿಸುವುದೆಂದು ತೀರ್ಮಾನಿಸಿದ್ದರೆ, ನಿಮ್ಮ ಸುಧಾರಣೆಗಾಗಿ ನನ್ನ ಯಾವ ಪ್ರಯತ್ನವೂ ಫಲಕಾರಿಯಾಗಲಾರದು.

36. ನೂಹರಿಗೆ (ಹೀಗೆ) 'ದಿವ್ಯವಾಣಿ' ಮಾಡಲಾಯಿತು- "ನಿಮ್ಮ ಜನಾಂಗದಲ್ಲಿ ವಿಶ್ವಾಸ ಸ್ವೀಕರಿಸುವವರೆಲ್ಲ ಸ್ವೀಕರಿಸಿಯಾಯಿತು. ಇನ್ನಾರೂ ಸ್ವೀಕರಿಸುವವರಿಲ್ಲ. ಅವರ ಕುಕ್ಕುತ್ಯಗಳಿಗಾಗಿ ದುಃಖಿಸುವುದನ್ನು ತೊರೆಯಿರಿ.

وَأُوْحَىٰ إِلَىٰ نُوحٍ أَنَّهُ لَنْ يُؤْمِنَ مِنْ قَوْمِكَ إِلَّا مَنْ قَدْ آمَنَ فَلَا تَبْتَئِسْ بِمَا كَانُوا يَفْعَلُونَ ﴿٣٦﴾

37. ಮತ್ತು ನಮ್ಮ ಮೇಲ್ನೋಟದಲ್ಲಿ ನಮ್ಮ ಮಾರ್ಗದರ್ಶನದ ಪ್ರಕಾರ ಒಂದು ನಾವೆಯನ್ನು ಕಟ್ಟಲಾರಂಭಿಸಿರಿ. ಅಕ್ರಮಿಗಳ ಪರವಾಗಿ ನಮ್ಮೊಡನೆ ಶಿಫಾರಸು ಮಾಡಬಾರದು. ನಿಶ್ಚಯ ವಾಗಿಯೂ ಇವರೆಲ್ಲರೂ ಮುಳುಗಿಸಲ್ಪಡುವವರು."

وَاصْنَعِ الْفُلَکَ بِأَعْيُنِنَا وَوَحِّينَا وَكَا تَحَاطَّبْتُمْ فِي الَّذِينَ ظَلَمُوا ﴿٣٧﴾

38. ನೂಹರು ನಾವೆಯನ್ನು ತಯಾರಿಸುತ್ತಿದ್ದರು. ಅವರ ಜನಾಂಗದ ಸರದಾರರ ಪೈಕಿ ಅವರ ಬಳಿಯಿಂದ ಹಾದು ಹೋಗುತ್ತಿದ್ದವರು ಅವರನ್ನು ಗೇಲಿ ಮಾಡುತ್ತಿದ್ದರು. ನೂಹರು (ಹೀಗೆ) ಹೇಳಿದರು, "ನೀವು ನಮ್ಮನ್ನು ಕಂಡು ನಗುತ್ತಿದ್ದರೆ ನಾವೂ ನಿಮ್ಮನ್ನು ಕಂಡು ನಗುತ್ತಿದ್ದೇವೆ.

وَيَصْنَعِ الْفُلَکَ وَكَلَّمَ مَرَّعَلَيْهِ مَلَاٌ مِنْ قَوْمِهِ سَخِرُوا مِنْهُ قَالِ إِن تَسْخَرُوا مِنَّا فَإِنَّا نَسْخَرُ مِنْكُمْ كَمَا تَسْخَرُونَ ﴿٣٨﴾

39. ಅಪಮಾನಗೊಳಿಸುವಂತಹ ಯಾತನೆಯು ಯಾರ ಮೇಲೆರಗುತ್ತದೆ ಮತ್ತು ತಪ್ಪಿಸಿದರೂ ದೂರವಾಗದಂತಹ ಆ ವಿಪತ್ತು ಯಾರ ಮೇಲೆ ಬೀಳುತ್ತದೆಂದು ಸದ್ಯದಲ್ಲೇ ನಿಮಗೆ ಸ್ವತಃ ತಿಳಿದು ಬರುವುದು.¹³

فَسَوْفَ تَعْلَمُونَ مَنْ يَأْتِيهِ عَذَابٌ يُخْزِيهِ وَيَحِلُّ عَلَيْهِ عَذَابٌ مُّقِيمٌ ﴿٣٩﴾

40. ಕೊನೆಗೊಮ್ಮೆ ನಮ್ಮ ಆಜ್ಞೆ ಬಂದಿತು ಮತ್ತು ಆ ಭಟ್ಟಿಯು ಉಕ್ಕೇರಿತು.¹⁴ ಆಗ ನಾವು (ಹೀಗೆ) ಹೇಳಿದವು: "ಪ್ರತಿ ಒಂದು

حَتَّىٰ إِذَا جَاءَ أَمْرُنَا وَفَارَ التَّنُّورُ ۗ قُلْنَا احْمِلْ فِيهَا مِنْ كُلِّ زَوْجَيْنِ اثْنَيْنِ ﴿٤٠﴾

13. ಇದೊಂದು ವಿಚಿತ್ರ ಸಂದರ್ಭವಾಗಿದೆ. ಇದರ ಬಗ್ಗೆ ಆಲೋಚಿಸುವುದರಿಂದ ಮಾನವನು ಲೋಕದ ಬಾಹ್ಯವನ್ನು ನೋಡಿ ಯಾವ ರೀತಿ ಮೋಸ ಹೋಗುತ್ತಾನೆ ಎಂದು ತಿಳಿದುಬರುತ್ತದೆ. ನೂಹ್(ಅ) ನದಿಯಿಂದ ಬಹಳ ದೂರ ಒಣ ಪ್ರದೇಶದಲ್ಲಿ ಹಡಗು ನಿರ್ಮಿಸುತ್ತಿದ್ದಾಗ ಜನರಿಗೆ ನಿಜವಾಗಿಯೂ ಅದೊಂದು ಹಾಸ್ಯಾಸ್ಪದ ಕೆಲಸವೆಂದು ಭಾಸವಾಗಿರಬಹುದು. ಈ ಹಿರಿಯಜ್ಜನ ಅರುಳುಮರುಳು ಈಗ ಯಾವ ಮಟ್ಟಕ್ಕೆ ತಲಪಿ ಬಿಟ್ಟಿದೆಯೆಂದರೆ ಇವರು ನೆಲದ ಮೇಲೆ ಹಡಗು ಚಲಾಯಿಸಲು ಹೊರಟಿದ್ದಾರೆ ಎಂದು ಬಿದ್ದು ಬಿದ್ದು ನಗುತ್ತಾ ಹೇಳುತ್ತಿದ್ದಿರಬಹುದು. ಕೆಲದಿನಗಳ ನಂತರ ನಿಜವಾಗಿಯೂ ಇಲ್ಲಿ ಹಡಗು ಚಲಿಸುವುದು ಎಂದು ಅವರು ಪ್ರಾಯಶಃ ಕನಸು ಮನಸ್ಸಿನಲ್ಲೂ ಆಲೋಚಿಸಿರಲಿಕ್ಕಿಲ್ಲ. ಆದರೆ ವಾಸ್ತವಿಕತೆಯ ಜ್ಞಾನವಿದ್ದ ಮತ್ತು ನಾಳೆ ಇಲ್ಲಿ ಹಡಗಿನ ಎಂತಹ ಅವಶ್ಯಕತೆ ತಲೆದೋರಬಹುದೆಂದು ತಿಳಿದಿದ್ದ ವ್ಯಕ್ತಿಗೆ ಜನರ ಅಜ್ಞಾನ, ತಿಳಿಗೇಡಿತನ ಮತ್ತು ಮೂರ್ಖತನದಿಂದ ಕೂಡಿದ ಸಮಾಧಾನವನ್ನು ಕಂಡು ಅಷ್ಟೇ ನಗೆ ಬಂದಿರಬಹುದು. ಇವರಂತಹ ತಿಳಿಗೇಡಿಗಳು! ವಿನಾಶ ಇವರ ತಲೆಯ ಮೇಲೆ ಬಂದು ನಿಂತಿದೆ. ಅದು ಇನ್ನೇನು ಬರುವುದರಲ್ಲೇ ಇದೆ ಎಂದು ನಾನು ಅವರಿಗೆ ಎಚ್ಚರಿಸಿಯನ್ನೂ ನೀಡಿದ್ದೇನೆ. ಮಾತ್ರವಲ್ಲ ಅವರ ಕಣ್ಣೆದುರಿನಲ್ಲೇ ಅದರಿಂದ ಸುರಕ್ಷಿತವಾಗಿರಲು ಸಿದ್ಧತೆಯನ್ನೂ ಮಾಡುತ್ತಿದ್ದೇನೆ. ಆದರೆ ಇವರು ಬಹಳ ಸಂತ್ಯಪ್ತಿಯಿಂದ ಕುಳಿತು ಬಿಟ್ಟಿದ್ದಾರೆ. ಮಾತ್ರವಲ್ಲ ತಿರುಗಿ ನನ್ನನ್ನೇ ಹುಚ್ಚನೆಂದು ಭಾವಿಸುತ್ತಿದ್ದಾರೆ ಎಂದು ಅವರು ಹೇಳುತ್ತಿರಬಹುದು.

14. ಈ ಕುರಿತು ವ್ಯಾಖ್ಯಾನಕಾರರ ಹೇಳಿಕೆಗಳು ವಿಭಿನ್ನವಾಗಿವೆ. ನಮ್ಮ ದೃಷ್ಟಿಯಲ್ಲಿ ಕುರ್ಆನಿನ ಸುವ್ಯಕ್ತ ಶಬ್ದಗಳಿಂದ ತಿಳಿದು ಬರುವುದೇ ಸರಿಯಾದ ತಾತ್ಪರ್ಯವಾಗಿದೆ. ಚಂಡಮಾರುತದ ಆರಂಭ ಒಂದು ವಿಶಿಷ್ಟ ಭಟ್ಟಿಯಿಂದಾಯಿತು. ಅದರ ಕೆಳಗಿನಿಂದ ನೀರಿನ ಬುಗ್ಗೆ ಚಿಮ್ಮಿ ಹರಿಯಿತು. ಇನ್ನೊಂದೆಡೆ ಆಗಸದಿಂದ ಅವ್ಯಾಹತ ಮಳೆ ಆರಂಭವಾಯಿತು. ಅಲ್ಲದೆ ಭೂಮಿಯಲ್ಲಿ ಅಲ್ಲಲ್ಲಿ ನೀರಿನ ಬುಗ್ಗೆಗಳು ಪುಳಿದಿದ್ದವು.

ಚಾತಿಯ ಪ್ರಾಣಿಗಳ ಒಂದೊಂದು ಚೋಡಿಯನ್ನು ನಾವೆಯಲ್ಲಿಟ್ಟು ಕೊಳ್ಳಿರಿ ಮೊದಲೇ ಗುರುತಿಸಲ್ಪಟ್ಟಿರುವವರ ಹೊರತು¹⁵ ನಿಮ್ಮ ಕುಟುಂಬದವರನ್ನೂ ಹತ್ತಿಸಿಕೊಳ್ಳಿರಿ; ವಿಶ್ವಾಸವಿರಿಸಿಕೊಂಡವರನ್ನೂ ಕುಳ್ಳಿರಿಸಿಕೊಳ್ಳಿರಿ." ನೂಹರ ಮೇಲೆ ವಿಶ್ವಾಸವಿಟ್ಟಿದ್ದವರು ಕೆಲವೇ ಮಂದಿ ಇದ್ದರು.

وَ أَهْلَكَ إِلَّا مَنْ سَبَقَ عَلَيْهِ الْقَوْلُ
وَمَنْ أَمِنَ وَمَا أَمِنَ مَعَهُ إِلَّا قَلِيلٌ ④

41. ನೂಹರು ಇಂತೆಂದರು, "ಇದರಲ್ಲಿ ಹತ್ತಿಕೊಳ್ಳಿರಿ, ಇದು ಚಲಿಸುವುದೂ ನಿಲ್ಲುವುದೂ ಅಲ್ಲಾಹನ ನಾಮದಿಂದಲೇ ಆಗಿರುತ್ತದೆ. ನನ್ನ ಪ್ರಭು ಅತ್ಯಂತ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ."

وَقَالَ ارْكَبُوا فِيهَا بِسْمِ اللَّهِ مَجْرِبَهَا
وَمُرْسَهَا إِنَّ رَبِّي لَغَفُورٌ رَحِيمٌ ④

42. ನಾವೆಯು ಇವರನ್ನೆತ್ತಿಕೊಂಡು ಚಲಿಸುತ್ತಲಿತ್ತು. ಒಂದೊಂದೇ ಅಲೆ ಪರ್ವತದಂತೆ ಏರಿ ಬರುತ್ತಿತ್ತು. ನೂಹರ ಮಗನು ದೂರದಲ್ಲಿದ್ದನು. ನೂಹರು ಕೂಗಿ ಕರೆದು ಇಂತೆಂದರು: "ಮಗನೇ, ನಮ್ಮ ಸಂಗಡ ಹತ್ತಿಕೋ. ಸತ್ಯನಿಷೇಧಿಗಳೊಂದಿಗರ ಬೇಡ."

وَهِيَ تَجْرِي بِهِمْ فِي مَوْجٍ كَالْجِبَالِ
وَنَادَى نُوْحٌ ابْنَهُ وَكَانَ فِي مَعْزِلٍ يُبَيِّنُ
رُكْبًا مَعَنَا وَلَا تَكُنْ مَعَ الْكَافِرِينَ ⑤

43. ಅವನು (ಹೀಗೆ) ಪ್ರತ್ಯುತ್ತರ ಕೊಟ್ಟನು: "ನಾನೀಗಲೇ ಒಂದು ಪರ್ವತದ ಮೇಲೆ ಹತ್ತಿಕೊಳ್ಳುತ್ತೇನೆ ಅದು ನನ್ನನ್ನು ನೀರಿನಿಂದ ರಕ್ಷಿಸುವುದು." (ಅದಕ್ಕೆ) ನೂಹರು, "ಅಲ್ಲಾಹನೇ ಯಾರ ಮೇಲಾದರೂ ಕರುಣೆ ತೋರುವ ಹೊರತು ಇಂದು ಯಾವುದೂ ಅವನ ಆಜ್ಞೆಯಿಂದ ರಕ್ಷಿಸಲಾರದು" ಎಂದರು. ಅಷ್ಟರಲ್ಲಿ ಒಂದು ಅಲೆಯು ಅವರಿಬ್ಬರ ನಡುವೆ ಅಡ್ಡ ಬಂತು ಮತ್ತು ಅವನೂ ಮುಳುಗಿದವರಲ್ಲಿ ಸೇರಿ ಬಿಟ್ಟನು.

قَالَ سَأُوْحَىٰ إِلَىٰ جِبَلٍ يَّعَصِمُنِي مِنَ
الْمَاءِ ⑥ قَالَ لَا عَاصِمَ الْيَوْمَ مِنْ أَمْرِ
اللَّهِ إِلَّا مَنْ سَرَّحْنَا وَحَالَ بَيْنَهُمَا
الْمَوْجُ فَكَانَ مِنَ الْمُعْرِقِينَ ⑥

44. "ಓ ಭೂಮಿಯೇ, ನಿನ್ನ ನೀರನ್ನೆಲ್ಲ ಹೀರಿಕೋ ಮತ್ತು ಓ ಆಕಾಶವೇ, ತಡೆ!" ಎಂದು ಅಪ್ಪಣೆಯಾಯಿತು. ಆ ಪ್ರಕಾರ ನೀರು ನೆಲದೊಳಗೆ ಇಂಗಿತು. ತೀರ್ಮಾನ ಆಗಿ ಹೋಯಿತು. ನೌಕೆಯು 'ಜೂದಿ'ಯಲ್ಲಿ ತಂಗಿತು.¹⁶ ಅಕ್ರಮಿಗಳ ಜನಾಂಗದೂರ ತೊಲಗಿತೆಂದು ಹೇಳಲಾಯಿತು."

وَقِيلَ يَا أَرْضُ ابْلَعِي مَاءَكِ وَيَسْمَاءُ
أَفْلَحِي وَغِيضَ الْمَاءِ وَتُضَيِّ الْأُمُرُ
وَاسْتَوَتْ عَلَى الْجُودِيِّ وَقِيلَ بُعْدًا
لِّلْقَوْمِ الظَّالِمِينَ ④

15. ಅರ್ಥಾತ್- ನಿಮ್ಮ ಮನೆಯವರ ಪೈಕಿ ಸತ್ಯನಿಷೇಧಿಗಳಾಗಿರುವವರು ಮತ್ತು ಅಲ್ಲಾಹನ ಅನುಗ್ರಹಕ್ಕೆ ಪಾತ್ರರಾಗದಿರುವವರು ಎಂದು ಯಾವ ವ್ಯಕ್ತಿಗಳ ಕುರಿತು ನಿಮಗೆ ಮೊದಲೇ ತಿಳಿಸಲಾಗಿದೆಯೋ ಅವರನ್ನು ನಾವೆಯಲ್ಲಿ ಹತ್ತಿಸದಿರಿ.

16. ಜೂದಿ ಪರ್ವತ ಕುರ್ದಿಸ್ತಾನದ ಇಬ್ಬಾಲುಮರ್ ದ್ವೀಪದ ವಾಯುವ್ಯ ದಿಕ್ಕಿನಲ್ಲಿದೆ. ಇಂದಿಗೂ ಅದು ಜೂದಿ ಪರ್ವತವೆಂಬ ಹೆಸರಿನಿಂದ ಖ್ಯಾತವಾಗಿದೆ.

45. ನೂಹರು ತಮ್ಮ ಪ್ರಭುವನ್ನು (ಹೀಗೆ) ಕೂಗಿ ಕರೆದರು "ಪ್ರಭೂ, ನನ್ನ ಮಗನು ನನ್ನ ಕುಟುಂಬದವನಾಗಿದ್ದಾನೆ. ನಿನ್ನ ವಾಗ್ದಾನವು ಸತ್ಯ ಮತ್ತು ನೀನು ಎಲ್ಲ ಅಧಿಪತಿಗಳ ಅಧಿಪತಿಯಾಗಿರುತ್ತಿ."

وَنَادَى نُوحٌ رَبَّهُ فَقَالَ رَبِّ إِنَّ ابْنِي
مِنَ أَهْلِي وَإِنَّ وَعْدَكَ الْحَقُّ وَأَنْتَ
أَحْكَمُ الْحَكَمِينَ ﴿٤٥﴾

46. (ಅದಕ್ಕೆ ಹೀಗೆ) ಉತ್ತರ ಬಂತು, "ಓ ನೂಹ್, ಅವನು ನಿನ್ನ ಕುಟುಂಬದವನಲ್ಲ. ಅವನೊಂದು ಕೆಟ್ಟು ಹೋದ ಕಾರ್ಯ.¹⁷ ಆದುದರಿಂದ ಯಾವುದರ ನಿಜಸ್ಥಿತಿಯು ನಿನಗೆ ತಿಳಿದಿಲ್ಲವೋ ಆ ಕುರಿತು ನನ್ನೊಡನೆ ನಿವೇದಿಸಬೇಡ. ನೀನು ಅಜ್ಞಾನಿಗಳಂತೆ ವರ್ತಿಸ ಬೇಡವೆಂದು ನಾನು ನಿನಗೆ ಉಪದೇಶಿಸುತ್ತೇನೆ."

قَالَ يُنوحُ إِنَّهُ لَيْسَ مِنْ أَهْلِكَ إِنَّهُ
عَمَلٌ غَيْرُ صَالِحٍ فَلَا تَسْأَلْنِ مَا لَيْسَ
لَكَ بِهِ عِلْمٌ إِنِّي أَعِظُكَ أَنْ تَكُونَ
مِنَ الْجَاهِلِينَ ﴿٤٦﴾

47. ಆ ಕೂಡಲೇ ನೂಹ್ ಹೀಗೆಂದರು; "ಓ ನನ್ನ ಪ್ರಭೂ, ನನಗೆ ತಿಳಿದಿಲ್ಲದಿರುವುದನ್ನು ನಿನ್ನಿಂದ ಬೇಡುವುದರ ಬಗ್ಗೆ ನಾನು ನಿನ್ನ ಅಭಯ ಯಾಚಿಸುತ್ತೇನೆ.¹⁸ ನೀನು ನನ್ನನ್ನು ಕ್ಷಮಿಸದಿದ್ದರೆ ಹಾಗೂ ನನ್ನ ಮೇಲೆ ದಯೆ ತೋರದಿದ್ದರೆ ನಾನು ನಷ್ಟ ಹೊಂದುವವರಲ್ಲಾಗುವೆನು."

قَالَ رَبِّ إِنِّي أَعُوذُ بِكَ أَنْ أَسْأَلَكَ مَا
لَيْسَ لِي بِهِ عِلْمٌ وَإِلَّا تَغْفِرْ لِي وَ
تَرْحَمْنِي أَكُنُ مِنَ الْخَاسِرِينَ ﴿٤٧﴾

48. ಅಪ್ಪಣೆಯಾಯಿತು, "ಓ ನೂಹ್, ಇಳಿದು ಬಿಡು. ನಿನ್ನ ಮೇಲೆ ಮತ್ತು ನಿನ್ನೊಂದಿಗಿರುವ ಸಮುದಾಯಗಳ ಮೇಲೆ ನಮ್ಮ ಕಡೆಯಿಂದ ಶಾಂತಿ ಮತ್ತು ಸಮೃದ್ಧಿಗಳಿವೆ. ಕೆಲವು ಸಮುದಾಯಗಳಿಗೆ ಸ್ವಲ್ಪ ಕಾಲದ ವರೆಗೆ ಜೀವನ ಸಾಧನಗಳನ್ನು ನೀಡುವೆವು. ಅನಂತರ ಅವರಿಗೆ ನಮ್ಮ ಕಡೆಯಿಂದ ವೇದನಾಯುಕ್ತ ಯಾತನೆ ತಲುಪುವುದು."

قِيلَ يُنوحُ اهْبِطْ بِسَلَامٍ مِنَّا وَبَرَكَاتٍ
عَلَيْكَ وَعَلَىٰ أُمَمٍ مِّمَّنْ مَعَكَ وَأُمَمٌ
سَنَعْبَعُهُمْ ثُمَّ يَمَسُّهُمْ مِنَّا عَذَابٌ أَلِيمٌ ﴿٤٨﴾

49. ಓ ಪೈಗಂಬರರೇ, ನಿಮಗೆ 'ದಿವ್ಯವಾಣಿಯ' ಮೂಲಕ ಕೊಡುತ್ತಿರುವ ಅದೃಶ್ಯದ ವರ್ತಮಾನಗಳಿವು. ಇದಕ್ಕೆ ಮುಂಚೆ ಇವುಗಳನ್ನು ನೀವಾಗಲಿ ನಿಮ್ಮ ಜನಾಂಗವಾಗಲಿ ಅರಿತಿರಲಿಲ್ಲ. ಆದುದರಿಂದ ತಾಳ್ಮೆ ವಹಿಸಿರಿ. ಅಂತಿಮ ಪರಿಣಾಮವಂತು 'ಧರ್ಮನಿಷ್ಠರ' ಪರವಾಗಿಯೇ ಇದೆ.¹⁹

تِلْكَ مِنْ أَنْبَاءِ الْعَيْبِ نُوحِيهَا إِلَيْكَ مَا
كُنْتَ تَعْلَمُهَا أَنْتَ وَلَا قَوْمَكَ مِنْ قَبْلِ
هَذَا فَاصْبِرْ إِنَّ الْعَاقِبَةَ لِلْمُتَّقِينَ ﴿٤٩﴾

17. ಇದು ಹೇಗೆಂದರೆ, ಒಬ್ಬ ವ್ಯಕ್ತಿಯ ಶರೀರದ ಯಾವುದಾದರೊಂದು ಅಂಗ ಕೊಳೆತು ಹೋಗಿದ್ದು ಡಾಕ್ಟರರು ಅದನ್ನು ಕತ್ತರಿಸಿ ಎಸೆಯುವ ತೀರ್ಮಾನ ಮಾಡಿದ್ದರೆ, ರೋಗಿಯು ವೈದ್ಯರೊಡನೆ, "ಇದು ನನ್ನ ದೇಹದ ಒಂದು ಅಂಗವಾಗಿದೆ. ಇದನ್ನೇಕೆ ಕತ್ತರಿಸುತ್ತೀರಿ?" ಎಂದು ಕೇಳುತ್ತಾನೆ. ಆಗ ವೈದ್ಯರು, "ಇದು ನಿಮ್ಮ ದೇಹದ ಅಂಗವಾಗಿ ಉಳಿದಿಲ್ಲ. ಏಕೆಂದರೆ ಇದು ಕೊಳೆತು ಹೋಗಿದೆ" ಎಂದು ಉತ್ತರಿಸುತ್ತಾರೆ. ಓರ್ವ ಸಚ್ಚರಿತ ತಂದೆಯೊಂದಿಗೆ ಅವರ ಅಯೋಗ್ಯ ಪುತ್ರನ ಕುರಿತು, "ಅವನೊಂದು ಕೆಟ್ಟು ಹೋದ ಕಾರ್ಯ" ಎಂದು ಹೇಳುವುದೂ ಇದೇ ಅರ್ಥದಲ್ಲಾಗಿದೆ. ಅಂದರೆ ಅವನ ಪರಿಪಾಲನೆಗಾಗಿ ನೀವು ಮಾಡಿದ ಶ್ರಮವೆಲ್ಲಾ ವ್ಯರ್ಥವಾಯಿತು, ಕೆಲಸ ಕೆಟ್ಟು ಹೋಯಿತು ಎಂದಾಗಿದೆ.

18. ಅರ್ಥಾತ್- ಯಾವುದು ಸರಿಯಾದುದೆಂದು ತನಗೆ ತಿಳಿದಿಲ್ಲವೋ ಅಂತಹ ಬೇಡಿಕೆಯನ್ನು ಮುಂದಿರುವುದು.

19. ಅರ್ಥಾತ್- ಕಟ್ಟಕಡೆಗೆ ನೂಹ್(ಅ) ಮತ್ತು ಅವರ ಸಂಗಡಿಗರೇ ಯಶಸ್ವಿಯಾದಂತೆ, ನೀವು ಮತ್ತು ನಿಮ್ಮ ಸಂಗಾತಿಗಳೂ

50. ನಾವು 'ಆದ್' ಜನಾಂಗದವರಿಗೆ ಅವರ ಬಂಧು ಹೂದರನ್ನು ಕಳುಹಿಸಿದವು. ಅವರು ಹೀಗೆಂದರು, "ಓ ನನ್ನ ಜನಾಂಗ ಬಾಂಧವರೇ, ಅಲ್ಲಾಹನ ದಾಸ್ಯ-ಆರಾಧನೆ ಮಾಡಿರಿ. ಅವನ ಹೊರತು ಇನ್ನಾರೂ ನಿಮ್ಮ ಆರಾಧ್ಯನಿಲ್ಲ. ನೀವು ಕೇವಲ ಸುಳ್ಳು ಸೃಷ್ಟಿ ಮಾಡಿ ಕೊಂಡಿರುತ್ತೀರಿ.

وَإِلَىٰ عَادٍ أَخَاهُمْ هُودًا قَالَ يَقَوْمِ
اعْبُدُوا اللَّهَ مَا لَكُمْ مِنِّ إِلَهٍ غَيْرُهُ
إِن أَنْتُمْ إِلَّا مُفْتَرُونَ ﴿٥٠﴾

51. ಓ ನನ್ನ ಜನಾಂಗ ಬಾಂಧವರೇ, ಈ ಕಾರ್ಯಕ್ಕಾಗಿ ನಾನು ನಿಮ್ಮಿಂದೇನೂ ಪ್ರತಿಫಲ ಅಪೇಕ್ಷಿಸುವುದಿಲ್ಲ. ನನ್ನ ಪ್ರತಿಫಲವು ನನ್ನನ್ನು ಸೃಷ್ಟಿಸಿದವನ ಬಳಿ ಇದೆ. ನೀವು ಕೊಂಚವೂ ವಿವೇಚಿಸುವುದಿಲ್ಲವೇ?

يَقَوْمِ لَا أَسْأَلُكُمْ عَلَيْهِ أَجْرًا إِن أَجْرِي
إِلَّا عَلَىٰ الَّذِي فَطَرَنِي أَفَلَا تَعْقِلُونَ ﴿٥١﴾

52. ಓ ನನ್ನ ಜನಾಂಗ ಬಾಂಧವರೇ, ನಿಮ್ಮ ಪ್ರಭುವಿನೊಡನೆ ಕ್ಷಮೆ ಯಾಚಿಸಿರಿ ಮತ್ತು ಪಶ್ಚಾತ್ತಾಪ ಪಟ್ಟು ಆತನ ಕಡೆಗೆ ಮರಳಿರಿ. ಅವನು ನಿಮ್ಮ ಮೇಲೆ ಆಕಾಶದಿಂದ ಧಾರಾಕಾರವಾಗಿ ಮಳೆ ಸುರಿಸುವನು ಮತ್ತು ನಿಮ್ಮ ಈಗಿನ ಶಕ್ತಿಗೆ ಇನ್ನಷ್ಟು ಶಕ್ತಿಯನ್ನು ವರ್ಧಿಸಿ ಕೊಡುವನು. ಅಪರಾಧಿಗಳಾಗಿ (ದಾಸ್ಯ-ಆರಾಧನೆಯಿಂದ) ವಿಮುಖರಾಗಬೇಡಿರಿ.

وَيَقَوْمِ اسْتَغْفِرُوا رَبَّكُمْ ثُمَّ تُوبُوا إِلَيْهِ
يُرْسِلِ السَّمَاءَ عَلَيْكُمْ مِدْرَارًا وَيُرْدِكُمْ
قُوَّةً إِلَىٰ قُوَّتِكُمْ وَلَا تَتَوَلَّوْا مُجْرِمِينَ ﴿٥٢﴾

53. ಅವರು (ಹೀಗೆ) ಉತ್ತರ ಕೊಟ್ಟರು, "ಓ ಹೂದ್, ನೀವು ನಮ್ಮ ಬಳಿಗೆ ಪ್ರತ್ಯಕ್ಷ ಪ್ರಮಾಣ ತರಲಿಲ್ಲ. ನಿಮ್ಮ ಮಾತನ್ನು ಕೇಳಿ ನಾವು ನಮ್ಮ ಪೂಜ್ಯರನ್ನು ತ್ಯಜಿಸಲಾರವು ಮತ್ತು ನಿಮ್ಮ ಮೇಲೆ ವಿಶ್ವಾಸವಿಡಲಾರವು.

قَالُوا يَا هُودُ مَا جِئْتَنَا بِبَيِّنَةٍ وَمَا نَحْنُ
بِتَارِكِي آلِهَتِنَا عَنْ قَوْلِكَ وَمَا نَحْنُ
لَكَ بِمُؤْمِنِينَ ﴿٥٣﴾

54. ನಿಮ್ಮ ಮೇಲೆ ನಮ್ಮ ಆರಾಧ್ಯರುಗಳ ಪೈಕಿ ಯಾರದೋ ಶಾಪ ಬಿದ್ದಿದೆಯೆಂದು ನಾವು ತಿಳಿಯುತ್ತೇವೆ"²⁰ ಹೂದ್ ಹೇಳಿದರು: "ನಾನು ಅಲ್ಲಾಹನ ಸಾಕ್ಷವನ್ನು ಮುಂದಿರಿಸುತ್ತೇನೆ. ನೀವು ಅಲ್ಲಾಹನ ಹೊರತು ದೇವತೆಗಳಲ್ಲಿ ಭಾಗೀದಾರರನ್ನಾಗಿಸಿಕೊಂಡಿರುವ ಇತರರಿಂದ ನಾನು ಮುಕ್ತನಾಗಿದ್ದೇನೆಂಬ ಬಗ್ಗೆ ನೀವು ಸಾಕ್ಷಿಯಾಗಿರಿ.

إِن تَقُولُ إِلَّا أَعْتَرِكَ بَعْضُ آلِهَتِنَا
بِسُوٓءٍ قَالِ إِنِّي أُشْهِدُ اللَّهَ وَاشْهَدْ
أَنِّي بَرِيءٌ مِّمَّا تُشْرِكُونَ ﴿٥٤﴾

ಜಯಶೀಲರಾಗುವಿರಿ. ಆದ್ದರಿಂದ ಈ ಸಂದರ್ಭದಲ್ಲಿ ನೀವು ಯಾವ ಸಂಕಷ್ಟ ಮತ್ತು ಯಾತನೆಗಳನ್ನು ಎದುರಿಸುತ್ತಿರುವಿರೋ ಆ ಬಗ್ಗೆ ವ್ಯಾಕುಲ ಚಿತ್ತರಾಗದಿರಿ. ಧೈರ್ಯ ಮತ್ತು ತಾಳ್ಮೆಯಿಂದ ನಿಮ್ಮ ಕೆಲಸವನ್ನು ಮುಂದುವರಿಸಿರಿ.

20. ಅರ್ಥಾತ್- ನೀನು ಯಾವುದಾದರೂ ದೇವಿ-ದೇವತೆ ಅಥವಾ ಮಹಾಪುರುಷರ ಸನ್ನಿಧಿಯಲ್ಲಿ ಅಗೌರವ ತೋರಿರಬಹುದು. ಅದರ ಪರಿಣಾಮವನ್ನೇ ನೀನೀಗ ಅನುಭವಿಸುತ್ತಿರುವೆ. ಆದ್ದರಿಂದಲೇ ಏನೇನೋ ಅಸಂಬದ್ಧ ಮಾತನಾಡಲು ತೊಡಗಿರುವೆ. ನಿನ್ನೆಯ ತನಕ ನೀನು ಘನತೆ ಗೌರವಗಳೊಂದಿಗೆ ವಾಸಿಸುತ್ತಿದ್ದೆ ಪ್ರದೇಶಗಳಲ್ಲಿ ನಿನಗೆ ಬೈಗುಳ ಮತ್ತು ಕಲ್ಲೇಟುಗಳ ಆತಿಥ್ಯ ನೀಡಲಾಗುತ್ತಿದ.

55. ನೀವೆಲ್ಲರೂ ಸೇರಿ ನನ್ನ ವಿರುದ್ಧ ಕಾರ್ಯಾಚರಣೆಯಲ್ಲಿ ಯಾವುದೇ ಕೊರತೆ ಮಾಡಬೇಡಿರಿ ಮತ್ತು ನನಗೆ ಕಿಂಚಿತ್ತೂ ಕಾಲಾವಕಾಶ ಕೊಡಬೇಡಿರಿ.

مِنْ دُونِهِ فَكَيْدُؤُنِي جَمِيعًا تُمْ لَا تَنْظُرُونَ ﴿٥٥﴾

56. ನಾನು, ನನ್ನ ಪ್ರಭುವೂ ನಿಮ್ಮ ಪ್ರಭುವೂ ಆಗಿರುವ ಅಲ್ಲಾಹನ ಮೇಲೆ ಭರವಸೆ ಇಟ್ಟಿದ್ದೇನೆ. ಅವನ ಕೈಯಲ್ಲಿ ಅದರ ಜುಟ್ಟಿಲ್ಲದ ಯಾವ ಜೀವಿಯೂ ಇಲ್ಲ. ನಿಶ್ಚಯವಾಗಿಯೂ ನನ್ನ ಪ್ರಭು ನೇರಮಾರ್ಗದಲ್ಲಿದ್ದಾನೆ.

إِنِّي تَوَكَّلْتُ عَلَى اللَّهِ رَبِّيَّ وَرَبِّكُمْ ط مَا مِنْ دَابَّةٍ إِلَّا هُوَ آخِذٌ بِنَاصِيَتِهَا ط إِنَّ رَبِّي عَلَى صِرَاطٍ مُسْتَقِيمٍ ﴿٥٦﴾

57. ನೀವು ವಿಮುಖರಾಗುವುದಾದರೆ ಆಗಿರಿ. ನಾನು ಯಾವ ಸಂದೇಶವನ್ನು ಕೊಟ್ಟು ನಿಮ್ಮ ಬಳಿಗೆ ಕಳುಹಿಸಲ್ಪಟ್ಟಿದ್ದೇನೋ ಅದನ್ನು ನಾನು ನಿಮಗೆ ತಲುಪಿಸಿಬಿಟ್ಟಿದ್ದೇನೆ. ಇನ್ನು ನನ್ನ ಪ್ರಭು ನಿಮ್ಮ ಸ್ಥಾನದಲ್ಲಿ ಇನ್ನೊಂದು ಜನಾಂಗವನ್ನು ಎಚ್ಚಿಸುವನು. ನೀವು ಅವನಿಗೆ ಯಾವ ಹಾನಿಯನ್ನೂ ಮಾಡಲಾರಿರಿ. ನಿಶ್ಚಯವಾಗಿಯೂ ನನ್ನ ಪ್ರಭು ಸಕಲ ವಸ್ತುಗಳ ಸಂರಕ್ಷಕನು."

فَإِنْ تَوَلَّوْا فَقَدْ أَبْلَغْتُكُمْ مَا أُرْسِلْتُ بِهِ إِلَيْكُمْ ط وَيَسْتَخْلِفُ رَبِّي قَوْمًا غَيْرَكُمْ وَلَا تَضُرُّوهُ شَيْئًا ط إِنَّ رَبِّي عَلَى كُلِّ شَيْءٍ حَفِيظٌ ﴿٥٧﴾

58. ಅನಂತರ ನಮ್ಮ ಆಜ್ಞೆ ಬಂದಾಗ ನಾವು ನಮ್ಮ ಕೃಪೆಯಿಂದ ಹೂದರನ್ನೂ ಅವರ ಮೇಲೆ ವಿಶ್ವಾಸವಿರಿಸಿದವರನ್ನೂ ರಕ್ಷಿಸಿದೆವು ಮತ್ತು ಒಂದು ಕಠಿಣ ಶಿಕ್ಷೆಯಿಂದ ಅವರನ್ನು ಪಾರುಗೊಳಿಸಿದೆವು.

وَلَمَّا جَاءَ أَمْرُنَا نَجَّيْنَا هُودًا وَالَّذِينَ آمَنُوا مَعَهُ بِرَحْمَةٍ مِنَّا وَنَجَّيْنَاهُمْ مِنْ عَذَابٍ غَلِيظٍ ﴿٥٨﴾

59. ಇವರೇ ಆದ ಜನಾಂಗದವರು. ಇವರು ತಮ್ಮ ಪ್ರಭುವಿನ ನಿದರ್ಶನಗಳನ್ನು ನಿರಾಕರಿಸಿದರು, ಅವರು ರಸೂಲರನ್ನು ಧಿಕ್ಕರಿಸಿದರು. ಪ್ರತಿಯೊಬ್ಬ ಮದೋನ್ಮತ್ತ ಸತ್ಯ ವಿರೋಧಿಯನ್ನು ಅನುಸರಿಸುತ್ತ ಸಾಗಿದರು.

وَتِلْكَ عَادٌ جَحَدُوا بِآيَاتِ رَبِّهِمْ وَعَصَوْا رُسُلَهُ وَاتَّبَعُوا أَمْرَ كِبْرٍ جَبَّارٍ عَنِيدٍ ﴿٥٩﴾

60. ಕಟ್ಟಕಡೆಗೆ ಇಹಲೋಕದಲ್ಲಿಯೂ ಅವರು ಶಾಪಗ್ರಸ್ತರಾದರು ಮತ್ತು ಪುನರುತ್ಥಾನದಂದೂ ಆ ಶಾಪ ಅವರನ್ನು ಹಿಂಬಾಲಿಸುವುದು. ಕೇಳಿರಿ! ಆದ ಜನಾಂಗವು ತನ್ನ ಪ್ರಭುವನ್ನು ನಿರಾಕರಿಸಿತು. ಕೇಳಿರಿ! ಹೂದಾರ ಜನಾಂಗದವರಾದ ಆದ್ ದೂರಕ್ಕೆ ಎಸೆಯಲ್ಪಟ್ಟರು.

وَاتَّبَعُوا فِي هَذِهِ الدُّنْيَا لَعْنَةً وَ يَوْمَ الْقِيَامَةِ ط أَلَا إِنَّ عَادًا كَفَرُوا رَبَّهُمْ ط أَلَا بَعْدَ الْعَادِ قَوْمٌ هُودٌ ﴿٦٠﴾

61. ನಾವು ಸಮೂಹದ ಕಡೆಗೆ ಅವರ ಬಂಧು ಸಾಲಿಹರನ್ನು ಕಳುಹಿಸಿದೆವು. ಅವರು (ಹೀಗೆ) ಹೇಳಿದರು: "ಓ ನನ್ನ ಜನಾಂಗ ಬಾಂಧವರೇ, ಅಲ್ಲಾಹನ ದಾಸ್ಯ-ಆರಾಧನೆ ಮಾಡಿರಿ. ಅವನ ಹೊರತು ಇನ್ನಾರೂ ನಿಮ್ಮ ಆರಾಧ್ಯನಿಲ್ಲ. ಅವನೇ ನಿಮ್ಮನ್ನು

وَإِلَى شَمُودَ أَخَاهُمْ ط ط لِحًا قَالَ يَقَوْمِ أَعْبُدُوا اللَّهَ مَا لَكُمْ مِنْ إِلَهٍ غَيْرُهُ ط هُوَ أَنشَأَكُمْ مِنَ الْأَرْضِ وَاسْتَعْمَرَكُمْ

ಭೂಮಿಯಿಂದ ಸೃಷ್ಟಿಸಿದನು ಮತ್ತು ಇಲ್ಲಿ ನೆಲೆಗೊಳಿಸಿದನು. ಆದುದರಿಂದ ನೀವು ಅವನೊಡನೆ ಕ್ಷಮೆ ಯಾಚಿಸಿರಿ ಮತ್ತು ಪಶ್ಚಾತ್ತಾಪ ಪಟ್ಟು ಆತನಡೆಗೆ ಮರಳಿರಿ. ನಿಶ್ಚಯವಾಗಿಯೂ ನನ್ನ ಪ್ರಭು ನಿಕಟನೂ ಪ್ರಾರ್ಥನೆಗಳಿಗೆ ಉತ್ತರ ಕೊಡುವವನೂ ಆಗಿರುತ್ತಾನೆ."²¹

فِيهَا فَاسْتَغْفِرُوهُ ثُمَّ تَوْبُوا إِلَيْهِ ط
إِنَّ سِرِّي قَرِيبٌ مُّجِيبٌ ۝۱۱

62. ಅವರು ಹೀಗೆ ಹೇಳಿದರು; "ಓ ಸಾಲಿಹ್, ಇದಕ್ಕಿಂತ ಮುಂಚೆ ನಾವು ನಿಮ್ಮಿಂದ ಬಹಳಷ್ಟು ನಿರೀಕ್ಷಿಸಿದ್ದೆವು. ನಮ್ಮ ಪೂರ್ವಿಕರು ಪೂಜಿಸಿಕೊಂಡಿದ್ದವುಗಳನ್ನು ಪೂಜಿಸುವುದರಿಂದ ನೀವು ನಮ್ಮನ್ನು ತಡೆಯುತ್ತೀರಾ? ನೀವು ಯಾವ ದಾರಿಗೆ ನಮ್ಮನ್ನು ಕರೆಯುತ್ತೀರೋ ಅದರ ಬಗ್ಗೆ ನಮಗೆ ದೊಡ್ಡ ಸಂದೇಹವಿದೆ. ಅದು ನಮ್ಮನ್ನು ಸಂಶಯಕ್ಕೊಳಪಡಿಸಿದೆ."

قَالُوا يٰضَلُّوا قَدْ كُنْتُمْ فِيْنَا مَرْجُوًّا قَبْلَ
هَذَا أَتَنْهَوْنَ أَنْ تَعْبُدَ مَا يَعْبُدُ آبَاؤُنَا
وَإِنَّا لَفِي شَكٍّ مِّمَّا تَدْعُونَا إِلَيْهِ مُّرِيبِينَ ۝۱۲

63. ಸಾಲಿಹ್ ಹೀಗೆಂದರು, "ಓ ನನ್ನ ಜನಾಂಗ ಬಾಂಧವರೇ, ನಾನು ನನ್ನ ಪ್ರಭುವಿನ ಕಡೆಯಿಂದ ಸುವ್ಯಕ್ತ ಪ್ರಮಾಣವನ್ನಿರಿಸಿಕೊಂಡಿದ್ದರೆ ಹಾಗೂ ಅವನು ತನ್ನ ಕೃಪೆಯನ್ನೂ ನನಗೆ ದಯಪಾಲಿಸಿದ್ದರೆ, ಆ ಬಳಿಕ ನಾನು ಅವನ ಆಜ್ಞೋಲ್ಲಂಘನೆ ಮಾಡಿದರೆ, ನನ್ನನ್ನು ಅಲ್ಲಾಹನ ಹಿಡಿತದಿಂದ ರಕ್ಷಿಸುವವರಾರು? ನೀವು ಇದರ ಬಗ್ಗೆ ವಿವೇಚಿಸಿದಿರಾ? ನೀವು ನನ್ನನ್ನು ಇನ್ನಷ್ಟು ನಷ್ಟಕ್ಕೆ ಗುರಿಪಡಿಸುವಿರೇ ವಿನಾ ಇನ್ನೇನು ಮಾಡಬಲ್ಲೀರಿ?"

قَالَ يٰعَوْمِ أَرَأَيْتُمْ إِنْ كُنْتُمْ عَلَىٰ بَيِّنَةٍ
مِّنْ سِرِّي وَآتَيْنِي مِنْهُ رَحْمَةً فَكُنْ
تَيَّصُرُنِي مِنَ اللَّهِ إِنْ عَصَيْتُهُ قَمًا
تَزِيدُنِي وَنَبِيٍّ غَيْرٍ تَحْسِينًا ۝۱۳

64. ಓ ನನ್ನ ಜನಾಂಗ ಬಾಂಧವರೇ, ಇದೋ ಅಲ್ಲಾಹನ ಈ

وَإِقْوَمِ هٰذِهِ نَاقَةٌ لِلَّهِ لَكُمْ إِلَهَةٌ

21. ಈ ಸಂಕ್ಷಿಪ್ತವಾದ ಸೂಕ್ತದ ಮೂಲಕ ಹ. ಸಾಲಿಹ್(ಅ) ಅವರು ಬಹುದೇವಾರಾಧನೆಯ ಎಲ್ಲಾ ವ್ಯವಹಾರಗಳ ಬುಡವನ್ನೇ ಕಿತ್ತೆಸೆದಿದ್ದಾರೆ. ಸರ್ವಲೋಕ ಪರಿಪಾಲಕನ ಪವಿತ್ರ ಸನ್ನಿಧಿ ಜನಸಾಮಾನ್ಯರಿಗೆ ಎಟುಕುವುದಿಲ್ಲ ಎಂದು ಬಹುದೇವಾರಾಧಕರು ಭಾವಿಸುತ್ತಾರೆ. ಕೆಲವು ಚಾಣಾಕ್ಷಮತಿಗಳು ಆ ರೀತಿಯ ಭಾವನೆಯನ್ನು ಮೂಡಿಸಲು ಪ್ರಯತ್ನಿಸಿದ್ದಾರೆ ಕೂಡ. ಅವನ ಸನ್ನಿಧಿಗೆ ಸಾಮಾನ್ಯ ವ್ಯಕ್ತಿಯೊಬ್ಬ ಹೇಗೆ ತಲಪಿಯಾನು. ಪವಿತ್ರ ಆತ್ಮಗಳ ಮಧ್ಯಸ್ಥಿಕೆ ಇಲ್ಲದೆ ಅಥವಾ ಬಲಿ, ಹರಕೆ ಮತ್ತು ಬೇಡಿಕೆಗಳನ್ನು ಮೇಲಿನ ತನಕ ತಲಪಿಸುವ ತಂತ್ರವನ್ನು ಬಲ್ಲ ಧರ್ಮದ ಪೀಠಾಧಿಪತಿಗಳ ನೆರವು ಪಡೆಯದೆ ದೇವ ಸನ್ನಿಧಿಗೆ ಪ್ರಾರ್ಥನೆ ತಲಪಿ ಅಲ್ಲಿಂದ ಉತ್ತರ ದೊರೆಯಲು ಯಾವ ರೀತಿಯಿಂದಲೂ ಸಾಧ್ಯವಲ್ಲ ಎಂದು ಮಂದಟ್ಟು ಮಾಡಿಸಲು ಅವರು ಪ್ರಯತ್ನಿಸಿದ್ದಾರೆ. ಇಂತಹ ತಪ್ಪುಕಲ್ಪನೆಗಳೇ ದಾಸ ಮತ್ತು ದೇವನ ನಡುವೆ ಸಣ್ಣ ದೊಡ್ಡ ಆರಾಧ್ಯರುಗಳು ಮತ್ತು ಶಿಫಾರಸುದಾರರ ಒಂದು ದೊಡ್ಡ ಕೊಟವನ್ನೇ ನಿರ್ಮಿಸಿವೆ. ಹ. ಸಾಲಿಹ್(ಅ) ಅಜ್ಞಾನಜನ್ಯವಾದ ಈ ಮಾಯಾಜಾಲವನ್ನು ಎರಡೇ ಮಾತುಗಳ ಮೂಲಕ ಕಡಿದು ಹಾಕುತ್ತಾರೆ. ಮೊದಲನೆಯದಾಗಿ, ಅಲ್ಲಾಹನು ಸಮೀಪವಿದ್ದಾನೆ. ಅರ್ಥಾತ್ ಅವನು ನಿಮ್ಮಿಂದ ದೂರದಲ್ಲಿದ್ದಾನೆ ಎಂಬ ನಿಮ್ಮ ಭಾವನೆ ತಪ್ಪಾಗಿದೆ. ಹಾಗೆಯೇ ನೇರವಾಗಿ ಅವನನ್ನು ಕರೆದು ನಿಮ್ಮ ಪ್ರಾರ್ಥನೆಗಳಿಗೆ ಉತ್ತರವನ್ನು ಪಡೆಯಲಾರಿರಿ ಎಂಬ ನಿಮ್ಮ ಭಾವನೆಯೂ ಸರಿಯಲ್ಲ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಬಳಿಯೇ ದೇವನನ್ನು ಪಡೆಯಬಹುದು. ಅವನೊಡನೆ ಮೊರೆಯಿಡಬಹುದು. ತನ್ನ ಬೇಡಿಕೆಗಳನ್ನು ನೇರವಾಗಿ ಅವನ ಮುಂದಿರಿಸಬಹುದು. ಪ್ರತಿಯೋರ್ವ ದಾಸನ ಪ್ರಾರ್ಥನೆಗೂ ಅವನು ಸ್ವತಃ ಉತ್ತರವೀಯುತ್ತಾನೆ. ವಿಶ್ವದೊಡೆಯನ ಸನ್ನಿಧಿ ಪ್ರತಿಯೊಬ್ಬನ ಪಾಲಿಗೂ ತೆರೆದಿರುವಾಗ ಮತ್ತು ಅದು ಪ್ರತಿಯೊಬ್ಬನಿಗೂ ಹತ್ತಿರದಲ್ಲಿರುವಾಗ ನೀವೇಕೆ ಅಜ್ಞಾನದಲ್ಲಿ ಬಿದ್ದುಕೊಂಡಿರುವಿರಿ ಮತ್ತು ಮಧ್ಯವರ್ತಿಗಳನ್ನೂ ಶಿಫಾರಸುದಾರರನ್ನೂ ಹುಡುಕುತ್ತಾ ಯಾಕೆ ತಿರುಗುತ್ತಿರುವಿರಿ.

ಬಂಟೆಯು ನಿಮಗೊಂದು ನಿದರ್ಶನವಾಗಿದೆ. ಇದನ್ನು ಅಲ್ಲಾಹನ ಭೂಮಿಯಲ್ಲಿ ಸ್ವತಂತ್ರವಾಗಿ ಮೇಯಲು ಬಿಡಿರಿ. ದುರುದ್ದೇಶ ಪೂರ್ವಕವಾಗಿ ಅದನ್ನು ಸಮೀಪಿಸಬೇಡಿರಿ. ಅನ್ಯಥಾ ಕೂಡಲೇ ನಿಮ್ಮ ಮೇಲೆ ಅಲ್ಲಾಹನ ಯಾತನೆ ಎರಗಿ ಬಿಡುವುದು."

فَدَّرُوهَا تَأْكُلُ فِي أَرْضِ اللَّهِ وَلَا تَسْتَوْهَاهَا بِسَوْءٍ فَيَأْخُذَكُمْ عَذَابٌ قَرِيبٌ ۝

65. ಆದರೆ ಅವರು ಅದನ್ನು ಕೊಂದು ಹಾಕಿದರು. ಆಗ ಸಾಲಿಹ್‌ರು ಅವರಿಗೆ, "ನೀವಿನ್ನು ಬರೇ ಮೂರು ದಿನಗಳ ತನಕ ನಿಮ್ಮ ಮನೆಗಳಲ್ಲಿ ಸುಖೋಪಶೋಗಗಳೊಂದಿಗೆ ವಾಸಿಸಿರಿ. ಇದು ಸುಳ್ಳಾಗದಂತಹ ವಾಗ್ದಾನಾವಧಿ" ಎಂದು ಅವರಿಗೆ ಎಚ್ಚರಿಸಿದರು.

فَعَرَوْهَا فَقَالَ تَسْتَعْوُونَ فِي دَارِكُمْ ثَلَاثَةَ أَيَّامٍ ذَلِكَ وَعَدُّ غَيْرُ مَكْدُوبٍ ۝

66. ಕೊನೆಗೆ ನಮ್ಮ ತೀರ್ಮಾನದ ಸಮಯ ಬಂದೊಡನೆ ನಾವು ನಮ್ಮ ಕೃಪೆಯಿಂದ ಸಾಲಿಹರನ್ನೂ ಅವರ ಮೇಲೆ ವಿಶ್ವಾಸ ವಿಟ್ಟವರನ್ನೂ ರಕ್ಷಿಸಿದೆವು ಮತ್ತು ಆ ದಿನದ ಅಪಮಾನದಿಂದ ಅವರನ್ನು ಕಾಪಾಡಿದೆವು. ನಿಶ್ಚಯವಾಗಿಯೂ ನಿಮ್ಮ ಪ್ರಭುವೇ ಪ್ರಬಲನೂ ಅಜೇಯನೂ ಆಗಿರುತ್ತಾನೆ.

فَلَمَّا جَاءَ أَمْرُنَا نَجَّيْنَا صَالِحًا وَالَّذِينَ آمَنُوا مَعَهُ بِرَحْمَةٍ مِنَّا وَمِنْ خِزْيِ يَوْمِئِذٍ إِنَّ رَبَّكَ هُوَ الْقَوِيُّ الْعَزِيزُ ۝

67. ಅಕ್ರಮವೆಸಗಿದವರನ್ನು ಒಂದು ಮಹಾ ಸ್ಫೋಟವು ಆವರಿಸಿತು ಮತ್ತು ಅವರು ಹಿಂದೆಂದೂ ಅಲ್ಲಿ ವಾಸಿಸಿರಲೇ ಇಲ್ಲವೋ ಎಂಬಂತೆ ನಿಶ್ಚಲರಾಗಿ ಇದ್ದಲ್ಲೇ ಸತ್ತುಬಿದ್ದರು.

وَاحْتَدَّ الَّذِينَ ظَلَمُوا الصَّيْحَةَ فَأَصْبَحُوا فِي دِيَارِهِمْ جِثِيمِينَ ۝

68. ಕೇಳಿರಿ! ಸಮೂದರು ತಮ್ಮ ಪ್ರಭುವನ್ನು ನಿಷೇಧಿಸಿದರು. ಕೇಳಿರಿ! ಸಮೂದ್ ಕಿತ್ತೆಸೆಯಲ್ಪಟ್ಟರು.

كَانَ لَمْ يَعْنُوا فِيهَا آرَا إِنْ تَمُودًا كَفَرُوا رَبَّهُمْ آرَا بَعْدَ الشُّمُودِ ۝

69. ನಮ್ಮ ದೂತರು (ದೇವಚರರು) ಇಬ್‌ರಾಹೀಮರ ಬಳಿ ಸುವಾರ್ತೆಯೊಂದಿಗೆ ಬಂದರು. ನಿಮಗೆ ಸಲಾಮ್ ಎಂದರು. ಇಬ್‌ರಾಹೀಮರು ನಿಮಗೂ ಸಲಾಮ್ ಎಂದರು. ತರುವಾಯ ಅವರು ತುಸು ಹೊತ್ತಿನಲ್ಲೇ ಒಂದು ಹುರಿದ ಕರುವನ್ನು ತಂದು ಅವರ ಭೋಜನಕ್ಕಾಗಿ ಮುಂದಿಟ್ಟರು.²²

وَلَقَدْ جَاءَتْ رُسُلُنَا إِبْرَاهِيمَ بِالْبُشْرَى قَالُوا سَلَامًا قَالَ سَلَامٌ فَمَا لَبِثَ أَنْ جَاءَ بِعِجْلٍ حَنِيذٍ ۝

70. ಆದರೆ ಅವರ ಕೈಗಳು ಆಹಾರದ ಕಡೆಗೆ ಚಲಿಸದಿರುವುದನ್ನು ಕಂಡಾಗ²³ ಅವರು ಅತಿಥಿಗಳ ಬಗ್ಗೆ ಸಂದೇಹಕ್ಕೊಳಗಾದರು

فَلَمَّا رَأَى أَيْدِيَهُمْ لَا تَصِلُ إِلَيْهِ نَكِرَهُمْ وَأَوْجَسَ مِنْهُمْ خِيفَةً قَالُوا

22. ದೇವಚರರು ಹ. ಇಬ್‌ರಾಹೀಮ್‌ರ(ಅ) ಬಳಿಗೆ ಮಾನವರ ರೂಪದಲ್ಲಿ ತಲಪಿದ್ದರು ಎಂದು ಇದರಿಂದ ವ್ಯಕ್ತವಾಗುತ್ತದೆ. ಮೊದಲು ಅವರು ತಮ್ಮನ್ನು ಪರಿಚಯಪಡಿಸಿಕೊಳ್ಳಲಿಲ್ಲ. ಆದ್ದರಿಂದ ಇಬ್‌ರಾಹೀಮ್‌ರ(ಅ) ಇವರು ಅಪರಿಚಿತ ಅತಿಥಿಗಳಾಗಿರಬಹುದು ಎಂದು ಭಾವಿಸಿ, ಬಂದ ಕೂಡಲೇ ಅವರಿಗೆ ಆತಿಥ್ಯದ ವ್ಯವಸ್ಥೆ ಮಾಡಿದರು.

23. ಇದರಿಂದ ಇಬ್‌ರಾಹೀಮ್‌ರಿಗೆ(ಅ) ಇವರು ದೇವಚರರಾಗಿದ್ದಾರೆ ಎಂದು ತಿಳಿಯಿತು.

<p>ಮತ್ತು ಮನಸ್ಸಿನೊಳಗೇ ಅವರ ಬಗ್ಗೆ ಹೆದರಿದರು. ಅವರು ಹೀಗೆಂದರು; "ಹೆದರಬೇಡಿರಿ, ನಾವು ಲೂತರ ಜನಾಂಗದ ಕಡೆಗೆ ಕಳುಹಿಸಲ್ಪಟ್ಟವರು."</p>	<p>لَا تَخَفُوا إِنَّا أُرْسِلْنَا إِلَى قَوْمٍ لُوطٍ ﴿٧١﴾</p>
<p>71. ಇಬ್‌ರಾಹೀಮರ ಪತ್ನಿಯೂ (ಅಲ್ಲೇ) ನಿಂತಿದ್ದರು. ಅವರು ಇದನ್ನು ಕೇಳಿ ನಕ್ಕು ಬಿಟ್ಟರು. ಅನಂತರ ನಾವು ಆಕೆಗೆ ಇಸ್ರಾಹಾಕ್ ಮತ್ತು ಇಸ್ರಾಹಾಕರ ತರುವಾಯ ಯಲ್‌ಕೂಬರ ಬಗೆಗೂ ಸುವಾರ್ತೆ ನೀಡಿದೆವು.</p>	<p>وَأَمْرَأَتُهَا قَائِمَةً فَاصْبِرْ كَمَا صَبَرْنَا بِاللَّيْلِ وَالنَّهَارِ وَاسْكُتْ كَمَا نُكْمِتُ الْكَافِرِينَ ﴿٧٢﴾</p>
<p>72. ಅವರು (ಅರ್ಥಾತ್ ಇಬ್‌ರಾಹೀಮರ ಪತ್ನಿ) ಹೇಳಿದರು: "ಅಕಟ! ನನ್ನ ದೌರ್ಭಾಗ್ಯವೇ,²⁴ ನಾನು ಹಣ್ಣು ಮುದುಕಿಯೂ ನನ್ನ ಪತಿ ಅತಿ ವೃದ್ಧರೂ ಆಗಿರುವಾಗ ನನ್ನಲ್ಲಿ ಮಕ್ಕಳಾಗುವರೇ? ಇದಂತು ಅತ್ಯಂತ ಸೋಚಿಗದ ವಿಷಯ!"</p>	<p>قَالَتْ يَوَيْلَ لِي آلِئِدْ وَأَنَا عَجُوزٌ وَهَذَا بَعْلِي شَيْخًا إِنَّ هَذَا الشَّيْءُ عَجِيبٌ ﴿٧٣﴾</p>
<p>73. ದೇವಚರರು, "ಅಲ್ಲಾಹನ ಆಜ್ಞೆಯ ಬಗ್ಗೆ ಆಶ್ಚರ್ಯಪಡುತ್ತೀರಾ? ಓ ಇಬ್‌ರಾಹೀಮರ ಮನೆಯವರೇ, ನಿಮ್ಮ ಮೇಲೆ ಅಲ್ಲಾಹನ ದಯೆ ಮತ್ತು ಸಮ್ಮಂದಿಗಳಿವೆ. ನಿಜವಾಗಿಯೂ ಅಲ್ಲಾಹನು ಅತ್ಯಧಿಕ ಸ್ತುತ್ಯರ್ಹನೂ ಮಹಿಮಾವಂತನೂ ಆಗಿರುತ್ತಾನೆ" ಎಂದು ಹೇಳಿದರು.</p>	<p>قَالُوا اتَّعَجِبِينَ مِنْ أَمْرِ اللَّهِ رَحِمْتُ اللَّهُ وَبَرَكَتُهُ عَلَيْكُمْ أَهْلَ الْبَيْتِ إِنَّهُ حَمِيدٌ مَجِيدٌ ﴿٧٤﴾</p>
<p>74. ಹೀಗೆ ಇಬ್‌ರಾಹೀಮರ ಭಯ ನೀಗಿದಾಗ ಮತ್ತು (ಸಂತತಿಯುಂಟಾಗಬಹುದೆಂಬ ಶುಭವಾರ್ತೆಯಿಂದ) ಅವರಿಗೆ ಸಂತೋಷವಾದಾಗ ಅವರು ನಮ್ಮೊಡನೆ ಲೂತ್ ಜನಾಂಗದ ಕುರಿತು 'ಜಗಳ' ಆರಂಭಿಸಿದರು.²⁵</p>	<p>فَلَمَّا ذَهَبَ عَنْ إِبْرَاهِيمَ الرَّوْعُ وَجَاءَهُهُ الْبُشْرَىٰ يُجَادِلُنَا فِي قَوْمِ لُوطٍ ﴿٧٥﴾</p>
<p>75. ವಾಸ್ತವದಲ್ಲಿ ಇಬ್‌ರಾಹೀಮರು ಸಹನಶೀಲರೂ ಕೋಮಲ ಹೃದಯಿಯೂ ಎಲ್ಲ ಸ್ಥಿತಿಗಳಲ್ಲೂ ನಮ್ಮ ಕಡೆಗೆ ಒಲಿಯುವವರೂ ಆಗಿದ್ದರು.</p>	<p>إِنَّ إِبْرَاهِيمَ لَحَلِيمٌ أَوَّاهٌ مُنِيبٌ ﴿٧٦﴾</p>

24. ಹ. ಸಾರ ಈ ಬಗ್ಗೆ ಸಂತುಷ್ಟರಾಗುವ ಬದಲು ಇದನ್ನು ತನ್ನ ದೌರ್ಭಾಗ್ಯವೆಂದು ಭಾವಿಸಿದ್ದರೆಂದು ಇದರರ್ಥವಲ್ಲ. ಬದಲಾಗಿ ಇದು ಮಹಿಳೆಯರು ಸಾಮಾನ್ಯವಾಗಿ ಆಶ್ಚರ್ಯದ ವೇಳೆ ಹೇಳುವ ಶಬ್ದವಾಗಿದೆ.

25. ಜಗಳ ಎಂಬ ಪದ ಇಲ್ಲಿ ಹ. ಇಬ್‌ರಾಹೀಮ್(ಅ) ತಮ್ಮ ಪ್ರಭುವಿನೊಂದಿಗೆ ಹೊಂದಿದ್ದ ಅತೀವ ಪ್ರೀತ್ಯಾದರದ ಸಂಬಂಧವನ್ನು ವ್ಯಕ್ತಪಡಿಸುತ್ತದೆ. ದೇವ ಮತ್ತು ದಾಸನ ನಡುವೆ ಬಹಳ ಹೊತ್ತಿನ ತನಕ ಮಾತುಕತೆ ಜಾರಿಯಲ್ಲಿರುತ್ತದೆಂಬ ಚಿತ್ರಣ ಈ ಪದದಿಂದ ನಮ್ಮ ಕಣ್ಣಿಗೆ ಕಟ್ಟುತ್ತದೆ. ಹೇಗಾದರೂ ಲೂತ್ ಸಮುದಾಯವನ್ನು ಯಾತನೆಯಿಂದ ಪಾರು ಗೊಳಿಸಬೇಕೆಂದು ದಾಸ ಒತ್ತಾಯಪಡಿಸುತ್ತಾನೆ. ಅದಕ್ಕುತ್ತರವಾಗಿ ದೇವನು, ಈ ಸಮುದಾಯ ಒಳಿತಿಗಿಂದ ಸಂಪೂರ್ಣ ಮುಕ್ತವಾಗಿದೆ, ಅವರೊಂದಿಗೆ ಯಾವುದೇ ರೀತಿಯ ರಿಯಾಯಿತಿ ಮಾಡಲಾಗದಷ್ಟು ಅವರ ಅಪರಾಧಗಳು ಹೆಚ್ಚಿವೆ ಎಂದು ಹೇಳುತ್ತಾನೆ. ಆದರೆ ದಾಸನೆಂಬ ನೆಲೆಯಲ್ಲಿ ಅವನು ಮತ್ತೆ ಮತ್ತೆ ಅದನ್ನೇ ಹೇಳುತ್ತಾನೆ, "ಪ್ರಭೂ! ಕಿಂಚಿತ್ತಾದರೂ ಒಳಿತು ಅವರಲ್ಲಿ ಬಾಕಿಯುಳಿದಿದ್ದರೆ ಅವರಿಗೆ ಸ್ವಲ್ಪ ಕಾಲಾವಕಾಶವನ್ನು ಕೊಟ್ಟುಬಿಡು. ಅವರ ಒಳಿತು ಫಲ ನೀಡಲೂ ಬಹುದು."

76. (ಕೊನೆಗೆ ನಮ್ಮ ದೇವಚರರು ಅವರೊಡನೆ ಹೇಳಿದರು:) "ಓ ಇಬ್ನಾಹಿಮರೇ, ಇನ್ನು ವಾದಿಸಬೇಡಿರಿ. ನಿಶ್ಚಯವಾಗಿಯೂ ನಿಮ್ಮ ಪ್ರಭುವಿನ ಅಪ್ಪಣೆ ಆಗಿ ಹೋಗಿದೆ. ಇನ್ನು ಅವರ ಮೇಲೆ ಯಾರಿಂದಲೂ ನೀಗಿಸಲಾಗದಂತಹ ಯಾತನೆ ಬಂದೇ ತೀರುವುದು.

يَا بُرْهَيْمُ اَعْرِضْ عَن هَذَا اِنَّكَ
قَدْ جَاءَ اَمْرٌ سَرِيحٌ وَاِنَّهُمْ لَتِيْهُمُ
عَذَابٌ غَيْرُ مَرْدُوْدٍ ۝

77. ದೇವಚರರು 'ಲೂತ್'ರ ಬಳಿಗೆ ಬಂದಾಗ ಅವರ ಆಗಮನದಿಂದ ಅವರು ತುಂಬಾ ಗಾಬರಿಗೊಂಡರು ಮತ್ತು ಅವರ ಮನಸ್ಸು ಕುಗ್ಗಿತು. ಇಂದು ಮಹಾ ಗಂಡಾಂತರದ ದಿನವೆಂದರು.²⁶

وَاِنَّمَا جَاءَتْ رُسُلَنَا لُوْكَآ سَيِّئًا يَّهِيمُ
وَضَآئِقٌ لِّهٖمْ ذُرْعًا وَّقَالَ هَذَا يَوْمٌ مَّعْصِيْبٌ ۝

78. (ಈ ಅತಿಥಿಗಳು ಬಂದೊಡನೆ) ಅವರ ಜನಾಂಗದವರು ಸ್ವಚ್ಛಂದವಾಗಿ ಅವರ ಮನೆಯ ಕಡೆಗೆ ಧಾವಿಸಿ ಬಂದರು. ಅವರು ಮುಂಚಿನಿಂದಲೇ ಇಂತಹ ದುಶ್ಚಟವಿದ್ದವರಾಗಿದ್ದರು. ಅವರೊಡನೆ ಲೂತ್ ಹೀಗೆಂದರು, "ಓ ನನ್ನ ಜನಾಂಗದವರೇ, ಇದೋ ನನ್ನ ಪುತ್ರಿಯರಿದ್ದಾರೆ. ಇವರು ನಿಮಗೆ ಅಧಿಕ ಪವಿತ್ರರು.²⁷ ಅಲ್ಲಾಹನನ್ನು ಒಂದಿಷ್ಟು ಭಯಪಡಿರಿ. ನನ್ನ ಅತಿಥಿಗಳ ಬಗ್ಗೆ ನನ್ನನ್ನು ಅಪಮಾನಗೊಳಿಸಬೇಡಿರಿ. ನಿಮ್ಮಲ್ಲಿ ಸಜ್ಜನನಾರೂ ಇಲ್ಲವೇ?"

وَجَاءَهُ قَوْمُهُ يُهْرَعُونَ اِلَيْهِ ط وَمِنْ
قَبْلُ كَانُوْا يَعْمَلُوْنَ السَّيِّئَاتِ ط قَالَ
يَقَوْمِ هٰؤُلَاءِ بَنَاتِيْ هُنَّ اَطْهَرُ لَكُمْ
فَاتَّقُوا اللّٰهَ وَلَا تَحْزُنُوْنَ فِيْ صَٰغِيْفِيْ ط
اَلَيْسَ مِنْكُمْ رَٰجُلٌ شَٰرِئٌ ۝

79. ಅವರು (ಈ ರೀತಿ) ಉತ್ತರಿಸಿದರು, "ನಿಮ್ಮ ಪುತ್ರಿಯರಲ್ಲಿ ನಮಗೇನೂ ಹಕ್ಕಿಲ್ಲವೆಂಬುದು ನಿಮಗೆ ಗೊತ್ತೇ ಇದೆ. ನಾವು ಇಚ್ಛಿಸುವುದೇನೆಂಬುದೂ ನಿಮಗೆ ತಿಳಿದಿದೆ."

قَالُوْا لَقَدْ عَلِمْتُمْ اَمَّا لَنَا فِيْ بَنَاتِكِ
مِنْ حَقٍّ وَّاِنَّكَ لَتَعْلَمُ مَا تُرِيدُ ۝

80. ಲೂತ್ ಹೇಳಿದರು: "ಅಕಟ: ನಿಮ್ಮನ್ನು ತಡೆಯುವ ಶಕ್ತಿ ನನಗಿರುತ್ತಿದ್ದರೆ! ಅಥವಾ ನನಗೆ ಅಭಯ ಪಡೆಯಲು ಬಲವಾದ ಆಶ್ರಯವೇನಾದರೂ ಇರುತ್ತಿದ್ದರೆ!"

قَالَ لَوْ اَنَّ لِيْ بِكُمْ قُوَّةٌ اَوْ اُوْتِيَ
اِلَى رُكْنٍ شَدِيْدٍ ۝

26. ಈ ದೇವಚರರು ಸ್ವರದ್ರೂಪಿ ಬಾಲಕರ ರೂಪದಲ್ಲಿ ಹ. ಲೂತ್(ಅ) ಬಳಿ ಬಂದಿದ್ದರು. ಇವರು ದೇವಚರರಾಗಿದ್ದಾರೆಂದು ಅವರಿಗೆ ತಿಳಿದಿರಲಿಲ್ಲ. ಆದ್ದರಿಂದಲೇ ಈ ಅತಿಥಿಗಳ ಆಗಮನದಿಂದ ಅವರು ತೀವ್ರ ಚಿಂತೆಗೀಡಾಗಿ ಎದೆಗುಂದಿದರು. ತನ್ನ ಸಮುದಾಯ ಎಷ್ಟು ಚಾರಿತ್ರ್ಯಹೀನ ಮತ್ತು ನಿರ್ಲಜ್ಜವಾದುದೆಂದು ಅವರಿಗೆ ತಿಳಿದಿತ್ತು.

27. ಹ. ಲೂತ್(ಅ) ತಮ್ಮ ಪುತ್ರಿಯರನ್ನು ವ್ಯಭಿಚಾರಕ್ಕಾಗಿ ಮುಂದು ಮಾಡಿದ್ದರು ಎಂದು ಇದರ ಅರ್ಥವಲ್ಲ. "ಇವರು ನಿಮಗೆ ಅತ್ಯಂತ ಪರಿಶುದ್ಧರು" ಎಂಬ ವಾಕ್ಯ ಇಂತಹ ತಪ್ಪುಕಲ್ಪನೆಗೆ ಅವಕಾಶವನ್ನೇ ಕಲ್ಪಿಸುವುದಿಲ್ಲ. ತನ್ನ ಲೈಂಗಿಕ ಆಸಕ್ತಿಯನ್ನು ಅಲ್ಲಾಹನು ಗೊತ್ತುಪಡಿಸಿರುವ ನೈಸರ್ಗಿಕ ಮತ್ತು ಧರ್ಮಸಮ್ಮತ ವಿಧಾನದಿಂದ ಈಡೇರಿಸಿರಿ, ಅದಕ್ಕಾಗಿ ಮಹಿಳೆಯರಿಗೇನೂ ಬರವಿಲ್ಲ ಎಂಬುದು ಹ. ಲೂತ್(ಅ) ಮಾತಿನ ಸ್ಪಷ್ಟವಾದ ಇಂಗಿತವಾಗಿತ್ತು.

81. ಆಗ ದೇವಚರರು ಅವರೊಡನೆ (ಹೀಗೆ) ಹೇಳಿದರು: "ಓ ಲೂತ್, ನಾವು ನಿಮ್ಮ ಪ್ರಭುವಿನಿಂದ ಕಳುಹಿಸಲ್ಪಟ್ಟ ದೇವಚರರಾಗಿರುತ್ತೇವೆ. ನಿಮಗೇನೂ ಕೇಡುಂಟು ಮಾಡಲು ಇವರಿಂದಾಗದು. ನೀವು ಕತ್ತಲೆ ಇರುವಾಗಲೇ ನಿಮ್ಮ ಕುಟುಂಬದವರನ್ನು ಸಂಗಡ ಕರೆದುಕೊಂಡು ಹೋಗಿಬಿಡಿರಿ. ನಿಮ್ಮಲ್ಲಿ ಯಾರೊಬ್ಬರೂ ಹಿಂದೆ ತಿರುಗಿ ನೋಡಬಾರದೆಂಬುದನ್ನು ನೆನಪಿಟ್ಟುಕೊಳ್ಳಿರಿ. ಆದರೆ ನಿಮ್ಮ ಪತ್ನಿ (ನಿಮ್ಮೊಂದಿಗೆ ಹೋಗಲಾರಳು) ಏಕೆಂದರೆ ಇವರ ಮೇಲೆ ಸಂಭವಿಸಲಿರುವುದೆಲ್ಲಾ ಅವಳ ಮೇಲೂ ಸಂಭವಿಸುವುದು. ಅವರ ವಿನಾಶಕ್ಕಾಗಿ ಪ್ರಾತಃಕಾಲವು ನಿಶ್ಚಯಿಸಲ್ಪಟ್ಟಿದೆ. ಇನ್ನು ಬೆಳಗಾಗಲು ಸಮಯವೇ ಎಷ್ಟಿದೆ!"

قَالُوا يَلُوْطُ اِنَّا رُسُلُ رَبِّكَ لَنْ
يَصْلُوَا اِلَيْكَ فَاَسْرِ بِاهْلِكَ بِقَطْعٍ
مِّنَ اللَّيْلِ وَلَا يَلْتَفِتْ مِنْكُمْ اَحَدٌ اِلَّا
اَمْرًا تَاْتِيْكَ اِنَّهُ مُصِيبُهَا مَا اَصَابَهُمْ
اِنَّ مَوْعِدَهُمُ الصُّبْحُ اَلَيْسَ
الصُّبْحُ بِقَرِيْبٍ ﴿٨١﴾

82. ಹೀಗೆ ನಮ್ಮ ತೀರ್ಮಾನದ ಸಮಯ ಬಂದಾಗ ನಾವು ಆ ನಾಡನ್ನು ಬುಡಮೇಲು ಮಾಡಿ ಬಿಟ್ಟೆವು ಮತ್ತು ಅದರ ಮೇಲೆ ಸುಟ್ಟ ಕಲ್ಲುಗಳನ್ನು ಎಡೆಬಿಡದೆ ಸುರಿಸಿದೆವು.

فَلَمَّا جَاءَ اَمْرُنَا جَعَلْنَا عَالِيَهَا سَافِلَهَا
وَاَمْطَرْنَا عَلَيْهَا حِجَارًا سَاجِدَةً
مِّنْ سِجِّيلٍ ﴿٨٢﴾

83. ಅವುಗಳ ಪೈಕಿ ಪ್ರತಿಯೊಂದು ಕಲ್ಲೂ ನಿಮ್ಮ ಪ್ರಭುವಿನ ಬಳಿ ಗುರುತಿಸಲ್ಪಟ್ಟಿತ್ತು.²⁸ ಈ ಶಿಕ್ಷೆಯು ಅಕ್ರಮಿಗಳಿಂದ ದೂರವಿಲ್ಲ.

مُسَوَّمَةً عِنْدَ رَبِّكَ وَمَا هِيَ مِنَ
الظَّالِمِيْنَ بِبَعِيْدٍ ﴿٨٣﴾

84. ನಾವು 'ಮದ್‌ಯನ್'ನವರ ಕಡೆಗೆ ಅವರ ಬಂಧು ಶುಬಬರನ್ನು ಕಳುಹಿಸಿದೆವು. ಅವರು (ಹೀಗೆ) ಹೇಳಿದರು: "ಓ ನನ್ನ ಜನಾಂಗ ಬಾಂಧವರೇ, ಅಲ್ಲಾಹನ ದಾಸ್ಯ-ಆರಾಧನೆ ಮಾಡಿರಿ. ಅವನ ಹೊರತು ಇನ್ನಾರೂ ನಿಮ್ಮ ಆರಾಧ್ಯನಿಲ್ಲ. ನೀವು ಅಳತೆ ಮತ್ತು ತೂಕದಲ್ಲಿ ಕಡಿಮೆ ಮಾಡಬೇಡಿರಿ. ಇಂದು ನಾನು ನಿಮ್ಮನ್ನು ಉತ್ತಮ ಸ್ಥಿತಿಯಲ್ಲಿ ಕಾಣುತ್ತಿದ್ದೇನೆ. ಆದರೆ ನಾಳೆ ನಿಮ್ಮ ಮೇಲೆ, ಎಲ್ಲರನ್ನೂ ಆವರಿಸಿಕೊಳ್ಳುವ ಯಾತನೆಯ ದಿನವೊಂದು ಬರಲಿರುವ ವಿಷಯದಲ್ಲಿ ನಾನು ಭಯಪಡುತ್ತೇನೆ.

وَ اِلَى مَدْيَنَ اَخَاهُمْ شُعَيْبًا قَالَ
يَقَوْمِ اَعْبُدُوا اللّٰهَ مَا لَكُمْ مِّنْ اِلٰهٍ
غَيْرُهُ وَلَا تَنْقُصُوا الْوَيْكَالَ وَالْيَتٰرَانَ
اِنِّيْ اَرَاكُمْ بِخَيْرٍ وَّ اِنِّيْ اَخَافُ عَلَيْكُمْ
عَدَابَ يَوْمٍ مُّحِيْطٍ ﴿٨٤﴾

85. ಓ ನನ್ನ ಜನಾಂಗ ಬಾಂಧವರೇ, ನ್ಯಾಯದೊಂದಿಗೆ ಪೂರ್ತಿಯಾಗಿ ಅಳತೆ ಮತ್ತು ತೂಕ ಮಾಡಿಕೊಡಿರಿ. ಜನರಿಗೆ ಅವರ ವಸ್ತುಗಳನ್ನು ಕಡಿಮೆ ಮಾಡಿಕೊಡಬೇಡಿರಿ ಮತ್ತು ಭೂಮಿಯಲ್ಲಿ ಕ್ಷೋಭೆ ಹರಡುತ್ತ ನಡೆಯಬೇಡಿರಿ.

وَ يَقَوْمِ اَوْفُوا الْوَيْكَالَ وَالْيَتٰرَانَ بِالْقِسْطِ
وَلَا تَبْخَسُوا النَّاسَ اَشْيَاءَهُمْ وَلَا
تَعْتُوا فِي الْاَرْضِ مَفْسِدِيْنَ ﴿٨٥﴾

28. ಅರ್ಥಾತ್- ಪ್ರತಿಯೊಂದು ಕಲ್ಲಿಗೂ ಅದು ಎಂತಹ ವಿನಾಶವನ್ನೆಸಗಬೇಕು ಮತ್ತು ಯಾವ ಕಲ್ಲು ಯಾವ ಅಪರಾಧಿಯ ಮೇಲೆ ಬೀಳಬೇಕು ಎಂದು ಅಲ್ಲಾಹನು ಗೊತ್ತುಪಡಿಸಿದ್ದನು.

86. ನೀವು ಸತ್ಯವಿಶ್ವಾಸಿಗಳಾಗಿರುವಿರಾದರೆ ಅಲ್ಲಾಹನು ನೀಡಿದ ಉಳಿತಾಯವೇ ನಿಮಗೆ ಉತ್ತಮ. ಅಂತು ನಾನೇನೂ ನಿಮ್ಮ ಮೇಲ್ನೋಟಗಾರನಲ್ಲ."

بَقِيَّتُ اللَّهِ خَيْرٌ لَّكُمْ إِن كُنْتُمْ مُؤْمِنِينَ ۗ
وَمَا أَنَا عَلَيْكُمْ بِحَفِيظٍ ۝

87. ಅವರು ಉತ್ತರವಿತ್ತರು, "ಓ ಶುಬಬ್, ನಾವು ನಮ್ಮ ಪೂರ್ವಿಕರು ಆರಾಧಿಸುತ್ತಿದ್ದ ಆರಾಧ್ಯರನ್ನೆಲ್ಲಾ ತ್ಯಜಿಸಬೇಕೆಂದಾಗಲಿ, ನಮ್ಮ ಸೊತ್ತುಗಳನ್ನೂ ನಮಗೆ ಸರಿ ಕಂಡಂತೆ ಬಳಸುವ ಅಧಿಕಾರ ವಿಲ್ಲವೆಂದಾಗಲಿ ನಿನ್ನ ನಮಾಝ್ ನಿನಗೆ ಆಜ್ಞಾಪಿಸುತ್ತಿದೆಯೇ ನೀನೊಬ್ಬನು ಮಾತ್ರ ಮಹಾ ಸೌಜನ್ಯಶೀಲನೂ ಸನ್ಮಾರ್ಗನಿಷ್ಠನೂ ಆಗಿಬಿಟ್ಟಿರುವೆ!"

قَالُوا لَشَعِيبُ أَصْلُوكَ تَأْمُرُكَ أَنْ تَتْرُكَ
مَا يَعْبُدُ آبَاؤُنَا أَوْ أَنْ نَفْعَلَ فِي أَمْوَالِنَا
مَا نَشَاءُ إِنَّكَ لَأَنْتَ الْحَكِيمُ الرَّشِيدُ ۝

88. ಶುಬಬ್ (ಹೀಗೆ) ಹೇಳಿದರು: "ಓ ನನ್ನ ಜನಾಂಗ ಬಾಂಧವರೇ, ನೀವೇ ವಿವೇಚಿಸಿರಿ, ನಾನು ನನ್ನ ಪ್ರಭುವಿನ ಕಡೆಯಿಂದ ಒಂದು ಸುಸ್ಪಷ್ಟ ಪ್ರಮಾಣದಲ್ಲಿದ್ದರೆ ಹಾಗೂ ಅವನು ನನಗೆ ತನ್ನ ಕಡೆಯಿಂದ ಉತ್ತಮ ಜೀವನಾಧಾರವನ್ನೂ ದಯಪಾಲಿಸಿದ್ದರೆ,²⁹ (ಅನಂತರವೂ ನಾನು ನಿಮ್ಮ ಪಥಭ್ರಷ್ಟತೆಗಳಲ್ಲೂ ನಿಷಿದ್ಧ ಸಂಪಾದನೆಗಳಲ್ಲೂ ಸಹಭಾಗಿವಾಗಿ ಹೇಗಿರಲಿ?) ನಾನು ನಿಮ್ಮನ್ನು ಯಾವುದರಿಂದ ತಡೆಯುತ್ತಿರುವೆನೋ ಅದನ್ನು ನಾನೇ ಮಾಡಲು ಎಷ್ಟು ಮಾತ್ರಕ್ಕೂ ಇಚ್ಛಿಸುವುದಿಲ್ಲ. ನಾನು ನನ್ನಿಂದ ಸಾಧ್ಯವಾಗುವಷ್ಟು ಸುಧಾರಣೆ ಮಾಡಲಿಚ್ಛಿಸುತ್ತೇನೆ. ನಾನು ಮಾಡುವುದೆಲ್ಲವೂ ಅಲ್ಲಾಹನ ದಿವ್ಯಾನುಗ್ರಹದ ಮೇಲೆ ಆಧಾರಿತವಾಗಿದೆ. ನಾನು ಅವನ ಮೇಲೆಯೇ ಭರವಸೆಯನ್ನಿರಿಸಿದ್ದೇನೆ ಮತ್ತು ಪ್ರತಿಯೊಂದು ವಿಷಯದಲ್ಲೂ ಅವನತ್ತಲೇ ವಾಲುತ್ತೇನೆ.

قَالَ يَقَوْمِ أَرَأَيْتُمْ إِن كُنْتُ عَلَىٰ بَيِّنَةٍ
مِّن سِرِّيٍّ وَسَرَائِرِي مِنْهُ رَأْيًا حَسَنًا ۖ
وَمَا أُرِيدُ أَنْ أُخَالِفَكُمْ إِلَىٰ مَا أَنْتُمْ
عَنْهُ ۖ إِن أُرِيدُ إِلَّا الْإِصْلَاحَ ۖ مَا
اسْتَطَعْتُ ۖ وَمَا تَوْفِيقِي إِلَّا بِاللَّهِ ۖ
عَلَيْهِ تَوَكَّلْتُ وَإِلَيْهِ أُنِيبُ ۝

89. ಓ ನನ್ನ ಜನಾಂಗ ಬಾಂಧವರೇ, ನನ್ನ ವಿರುದ್ಧವಿರುವ ನಿಮ್ಮ ಹಟಸಾಧನೆಯು ಕೊನೆಗೆ ನಿಮ್ಮ ಮೇಲೂ ನೂಹರ ಅಥವಾ ಹೂದರ ಅಥವಾ ಸಾಲಿಹರ ಜನಾಂಗದವರ ಮೇಲೆ ತಂದಂತಹ ಯಾತನೆಯನ್ನು ತರಲು ಕಾರಣವಾಗದಿರಲಿ. ಲೂತರ ಜನಾಂಗದವರಂತೂ ನಿಮಗಿಂತ ಹೆಚ್ಚೇನೂ ದೂರವಿಲ್ಲ.

وَيَقَوْمِ لَا يَجْرِمَنَّكُمْ شِقَاقِي ۖ أَنْ
يُصِيبَكُمْ مِثْلُ مَا أَصَابَ قَوْمَ نُوحٍ أَوْ
قَوْمَ هُودٍ أَوْ قَوْمَ صَالِحٍ ۖ وَمَا قَوْمُ
لُوطٍ مِّنكُمْ بِبَعِيدٍ ۝

29. ಅರ್ಥಾತ್- ನನ್ನ ಪ್ರಭು ನನಗೆ ಸತ್ಯವನ್ನಿರಿಯುವ ದೃಷ್ಟಿಯನ್ನು ಹಾಗೂ ಧರ್ಮಸಮ್ಮತವಾದ ಜೀವನಾಧಾರಗಳನ್ನು ಕರಣಿಸಿರುವಾಗ ನನ್ನ ಪಾಲಿಗೆ ಇದು ಧರ್ಮಸಮ್ಮತವಾಗುವುದು ಹೇಗೆ? ದೇವನು ನನಗೆ ದಯಪಾಲಿಸಿರುವ ಅನುಗ್ರಹಕ್ಕೆ ಪ್ರತಿಯಾಗಿ ನಾನು ನಿಮ್ಮ ಪಥಭ್ರಷ್ಟತೆ ಮತ್ತು ನಿಷಿದ್ಧ ಸಂಪಾದನೆಗಳನ್ನು ಸತ್ಯ ಮತ್ತು ಧರ್ಮಸಮ್ಮತವೆಂದು ಹೇಳಿ ಅವನಿಗೆ ಕೃತಘ್ನತೆ ತೋರುವುದಾದರೂ ಹೇಗೆ?

90. ನೀವು ನಿಮ್ಮ ಪ್ರಭುವಿನೊಡನೆ ಕ್ಷಮೆ ಬೇಡಿರಿ ಮತ್ತು ಅವನ ಕಡೆಗೆ ಮರಳಿರಿ. ನಿಶ್ಚಯವಾಗಿಯೂ ನನ್ನ ಪ್ರಭು ಕರುಣಾನಿಧಿಯೂ ತನ್ನ ಸೃಷ್ಟಿಯ ಮೇಲೆ ಪ್ರೇಮವುಳ್ಳವನೂ ಆಗಿರುತ್ತಾನೆ.

وَاسْتَغْفِرُوا رَبَّكُمْ ثُمَّ تُوبُوا إِلَيْهِ
إِنَّ رَبِّي رَحِيمٌ وَدُودٌ ⑩

91. ಅವರು ಹೀಗೆ ಉತ್ತರಕೊಟ್ಟರು: "ಓ ಶುಬಬ್, ನಿನ್ನ ಅನೇಕ ಮಾತುಗಳು ನಮಗೆ ಅರ್ಥವೇ ಆಗುವುದಿಲ್ಲ. ನೀನು ನಮ್ಮೊಳಗೆ ಓರ್ವ ಬಲಹೀನನಾಗಿರುವುದನ್ನು ನಾವು ಕಾಣುತ್ತೇವೆ. ನಿನ್ನ ಪರಿವಾರವಿಲ್ಲದಿರುತ್ತಿದ್ದರೆ ನಾವೆಂದೋ ನಿನ್ನನ್ನು ಕಲ್ಲೆಸೆದು ಕೊಂದು ಹಾಕುತ್ತಿದ್ದೆವು. ನೀನು ನಮಗಿಂತ ಬಲಾಡ್ಯನೇನೂ ಅಲ್ಲ."

قَالُوا يَشْعَبُ مَا نَفَقَهُ كَثِيرًا مِمَّا تَقُولُ
وَإِنَّا لَنَرَاكَ فِينَا ضَعِيفًا وَلَوْلَا رَهْطُكَ
لَرَجَمْنَاكَ وَمَا أَنْتَ عَلَيْنَا بَعِزٌّ ⑪

92. ಶುಬಬ್ ಹೇಳಿದರು: "ನೀವು (ನನ್ನ ಪರಿವಾರವನ್ನು ಭಯ ಪಟ್ಟು) ಅಲ್ಲಾಹನನ್ನು ಮರೆತು ಬಿಡಲು, ನಿಮ್ಮ ದೃಷ್ಟಿಯಲ್ಲಿ ನನ್ನ ಪರಿವಾರವು ಅಲ್ಲಾಹನಿಗಿಂತಲೂ ಅಧಿಕ ಪ್ರಬಲವಾದುದೇ? ನೀವು ಮಾಡುತ್ತಿರುವುದಾವುದೂ ಅಲ್ಲಾಹನ ಹಿಡಿತದಿಂದ ಹೊರಗಿಲ್ಲವೆಂಬುದನ್ನು ಚೆನ್ನಾಗಿ ತಿಳಿದುಕೊಳ್ಳಿರಿ.

قَالَ يَقَوْمِ أَرْهَطِي أَعَزُّ عَلَيْكُمْ مِنَ اللَّهِ
وَآتَخَذَ ثَمُودُ وَرَأَى كُمْ ظَهْرِيًّا ⑫
رَبِّي بِمَا تَعْمَلُونَ مُحِيطٌ ⑬

93. ಓ ನನ್ನ ಜನಾಂಗ ಬಾಂಧವರೇ, ನೀವು ನಿಮ್ಮ ಕ್ರಮದಂತೆ ಕಾರ್ಯವೆಸಗುತ್ತ ಸಾಗಿರಿ, ನಾನು ನನ್ನ ಕ್ರಮದಂತೆ ಕಾರ್ಯವೆಸಗುತ್ತಿರುವೆನು. ಯಾರ ಮೇಲೆ ಅಪಮಾನಕರ ಯಾತನೆ ಬರುತ್ತದೆ ಮತ್ತು ಯಾರು ಸುಳ್ಳುಗಾರರು ಎಂಬುದು ನಿಮಗೆ ಶೀಘ್ರವೇ ತಿಳಿದು ಬರುವುದು. ನೀವೂ ಅದನ್ನು ನಿರೀಕ್ಷಿಸುತ್ತಲಿರಿ. ನಾನೂ ನಿಮ್ಮೊಂದಿಗೆ ನಿರೀಕ್ಷಿಸುತ್ತಿರುತ್ತೇನೆ.

وَيَقَوْمِ أَعْمَلُوا عَلَى مَكَانَتِكُمْ إِنِّي عَامِلٌ
سَوْفَ تَعْلَمُونَ لَا مَنْ يَأْتِيهِ عَذَابٌ
يُحْزِنُهُ وَمَنْ هُوَ كَاذِبٌ وَارْتَقِبُوا
إِنِّي مَعَكُمْ رَاقِبٌ ⑭

94. ಕೊನೆಗೆ ನಮ್ಮ ತೀರ್ಮಾನದ ಸಮಯ ಬಂದಾಗ ನಾವು ನಮ್ಮ ಕೃಪೆಯಿಂದ ಶುಬಬ್ ಮತ್ತು ಅವರ ಸತ್ಯವಿಶ್ವಾಸಿಗಳಾದ ಸಂಗ ಡಿಗರನ್ನು ರಕ್ಷಿಸಿದೆವು ಮತ್ತು ಅಕ್ರಮವೆಸಗಿದವರನ್ನು ಒಂದು ಭಯಾನಕ ಸ್ಫೋಟವು ಆಕ್ರಮಿಸಿತು.

وَلَمَّا جَاءَ أَمْرُنَا نَجَّيْنَا شُعَيْبًا وَالَّذِينَ
آمَنُوا مَعَهُ بِرَحْمَةٍ مِنَّا وَأَخَذَتِ
الَّذِينَ ظَلَمُوا الصَّيْحَةَ فَأَصْبَحُوا
فِي دِيَارِهِمْ جُثَمِينَ ⑮

95. ಆ ನಾಡಿನವರು ಅಲ್ಲಿ ನೆಲೆಸಿಯೇ ಇರಲಿಲ್ಲವೋ ಎಂಬಂತೆ ಅವರು ಕದಲದೆ ಬಿದ್ದಲ್ಲೇ ಬಿದ್ದು ಬಿಟ್ಟರು. ಕೇಳಿರಿ, ಸಮೂದ್ ಎಸೆಯಲ್ಪಟ್ಟಂತೆ ಮದ್‌ಯನಿನವರೂ ದೂರ ಎಸೆಯಲ್ಪಟ್ಟರು.

كَأَن لَّمْ يَعْنُوا فِيهَا إِلَّا بُعْدًا لِّمَدْيَنَ
كَمَا بَعَدَتْ شُودٌ ⑯

96. ನಾವು ಮೂಸಾರನ್ನು ನಮ್ಮ ನಿದರ್ಶನಗಳೊಂದಿಗೂ (ನೇಮಕದ) ಸುವ್ಯಕ್ತ ಆಧಾರದೊಂದಿಗೂ ಕಳುಹಿಸಿದೆವು-

وَلَقَدْ أَرْسَلْنَا مُوسَىٰ بِآيَاتِنَا
وَ سُلْطٰنٍ مُّبِينٍ ⑰

97. ಫಿರ್ಔನಿನ್ ಮತ್ತು ಅವನ ರಾಜಮಾನ್ಯ ಸರದಾರರ ಕಡೆಗೆ-
ಆದರೆ, ಆ ಜನರು ಫಿರ್ಔನಿನ ಆಜ್ಞೆಯನ್ನು ಅನುಸರಿಸಿದರು.
ವಸ್ತುತಃ ಫಿರ್ಔನಿನ ಆಜ್ಞೆಯು ಸನ್ಮಾರ್ಗಪರವಾಗಿರಲಿಲ್ಲ.

إِلَىٰ فِرْعَوْنَ وَ مَلَآئِهِ فَاتَّبَعُوا أَمْرَ
فِرْعَوْنَ ۖ وَمَا أَمْرُ فِرْعَوْنَ بِرَشِيدٍ ﴿٩٧﴾

98. ಪುನರುತ್ಥಾನ ದಿನದಂದು ಅವನು ತನ್ನ ಜನಾಂಗದ ಮುಂದೆ
ನಿಂತು ಅವರನ್ನು ತನ್ನ ನೇತೃತ್ವದಲ್ಲಿ ನರಕದ ಕಡೆಗೆ ಒಯ್ಯುವನು.
ಅವರು ತಲಪುವ ಸ್ಥಾನ ಅದೆಷ್ಟು ನಿಕೃಷ್ಟ!

يَقْدُمُ قَوْمَهُ يَوْمَ الْقِيَامَةِ فَأَوْرَدَهُمُ
النَّارَ وَيَسُ الْوَارِدُ الْمَوْرُودُ ﴿٩٨﴾

99. ಅವರ ಮೇಲೆ ಇಹಲೋಕದಲ್ಲೂ ಶಾಪಬಿದ್ದಿತು ಮತ್ತು
ಪುನರುತ್ಥಾನದಂದೂ ಬೀಳುವುದು. ಅವರಿಗೆ ಸಿಗುವ ಪ್ರತಿಫಲ
ಎಷ್ಟು ನಿಕೃಷ್ಟ!

وَأُتِيَوا فِي هَذِهِ لَعْنَةً ۖ يَوْمَ الْقِيَامَةِ
يَسُ الْمَرْفُودُ ﴿٩٩﴾

100. ನಾವು ನಿಮಗೆ ತಿಳಿಯ ಹೇಳುವ ಕೆಲವು ನಾಡುಗಳ ವೃತ್ತಾಂತಗಳಿವು.
ಇವುಗಳಲ್ಲಿ ಕೆಲವು ಈಗಲೂ ನೆಲೆ ನಿಂತಿವೆ. ಇನ್ನು ಕೆಲವು
ನಿರ್ಮೂಲನಗೊಂಡಿವೆ.

ذَٰلِكَ مِنْ أَنْبَاءِ الْقُرَىٰ نَقُصُّهُ عَلَيْكَ
مِنْهَا قَائِمٌ مٌ وَ حَصِيدٌ ﴿١٠٠﴾

101. ನಾವು ಅವರ ಮೇಲೆ ಅಕ್ರಮವೆಸಗಲಿಲ್ಲ. ಅವರು ತಾವೇ ತಮ್ಮ
ಮೇಲೆ ಅಕ್ರಮವೆಸಗಿ ಕೊಂಡರು. ನಿಮ್ಮ ಪ್ರಭುವಿನ ಆಜ್ಞೆ
ಬಂದಾಗ ಅವರು ಅಲ್ಲಾಹನನ್ನು ಬಿಟ್ಟು ಕೂಗಿ ಕರೆಯುತ್ತಿದ್ದ
ಆರಾಧ್ಯರಾರೂ ಅವರಿಗೆ ಪ್ರಯೋಜನಕ್ಕೆ ಬಾರದಾದರು ಮತ್ತು
ಅವರಿಗೆ ವಿನಾಶವನ್ನು ಹೊರತು ಇನ್ನೇನನ್ನೂ ಅವರು ಹೆಚ್ಚಿಸಲಿಲ್ಲ.

وَمَا ظَلَمْنَاهُمْ وَلَكِنْ ظَلَمُوا أَنفُسَهُمْ
فَمَا أَغْنَتْ عَنْهُمْ آلِهَتُهُمُ الَّتِي يَدْعُونَ
مِنْ دُونِ اللَّهِ مِنْ شَيْءٍ لَّمَّا جَاءَ أَمْرُ
رَبِّكَ ۖ وَمَا زَادُوهُمْ غَيْرَ تَتَابُعٍ ﴿١٠١﴾

102. ನಿಮ್ಮ ಪ್ರಭು ಯಾವುದಾದರೂ ಅಕ್ರಮ ನಾಡನ್ನು ಹಿಡಿಯುವಾಗ
ಅವನ ಹಿಡಿತ ಹೀಗೆಯೇ ಇರುತ್ತದೆ. ವಾಸ್ತವದಲ್ಲಿ ಅವನ
ಹಿಡಿತವು ಬಹಳ ಬಿಗಿಯೂ ವೇದನಾಯುಕ್ತವೂ ಆಗಿರುತ್ತದೆ.

وَكَذَٰلِكَ أَخَذْنَا مِنْكَ آخِذًا ۖ وَإِذًا أَخَذْنَا الْقُرَىٰ
وَهِيَ ظَالِمَةٌ ۖ إِنَّ أَخَذًا أَلِيمٌ شَدِيدٌ ﴿١٠٢﴾

103. ವಾಸ್ತವದಲ್ಲಿ ಪರಲೋಕಯಾತನೆಯ ಭಯ ಹೊಂದಿದ
ಪ್ರತಿಯೊಬ್ಬನಿಗೂ ಇದರಲ್ಲೊಂದು ನಿದರ್ಶನವಿದೆ. ಅದು
ಸಕಲ ಜನರೂ ಒಟ್ಟುಗೂಡುವ ಒಂದು ದಿನವಾಗಿರುವುದು.
ಸಂಭವಿಸುವುದೆಲ್ಲವೂ ಎಲ್ಲರ ಕಣ್ಣು ಮುಂದೆಯೇ ಸಂಭವಿಸುವ
ದಿನವದು.

إِنَّ فِي ذَٰلِكَ لَآيَةً لِّمَنْ خَاتَ عَدَابَ
الْآخِرَةِ ۖ ذَٰلِكَ يَوْمٌ مَّجْمُوعٌ لِّلنَّاسِ
وَ ذَٰلِكَ يَوْمٌ مَّشْهُودٌ ﴿١٠٣﴾

104. ನಾವು ಅದನ್ನು ತರಲು ಹೆಚ್ಚೇನೂ ವಿಳಂಬ ಮಾಡುತ್ತಿಲ್ಲ.
ಕೇವಲ ಸ್ವಲ್ಪವೇ ಕಾಲಾವಧಿಯು ಅದಕ್ಕೆ ನಿಶ್ಚಯವಾಗಿದೆ.

وَمَا نُوَخِّرُهُ إِلَّا لِإِجَالٍ مَّعْدُودَةٍ ﴿١٠٤﴾

105. ಅದು ಬಂದಾಗ ಆತನ ಅನುಮತಿಯಿಂದ ಏನಾದರೂ ಹೇಳುವ ಹೊರತು ಯಾರೊಬ್ಬನಿಗೂ ಮಾತೆತ್ತುವ ಸಾಮರ್ಥ್ಯವಿರದು. ಅಂದು ಅವರಲ್ಲಿ ಕೆಲವರು ದುದೈವಿಗಳೂ ಇನ್ನು ಕೆಲವರು ಸುದೈವಿಗಳೂ ಆಗುವರು.

يَوْمَ يَأْتِ لَا تَكَلَّمُ نَفْسٌ إِلَّا بِإِذْنِهِ
فَمِنْهُمْ سُقَىٰ وَسَعِيدٌ ⑩

106. ದುದೈವಿಗಳಾಗುವವರು ನರಕಕ್ಕೆ ಹೋಗುವರು. (ಅಲ್ಲಿ ಉಷ್ಣ ಹಾಗೂ ತೃಷಾಧಿಕ್ಕದಿಂದ) ಮೇಲುಸಿರೆತ್ತುತ್ತಲೂ ಬುಸುಗುಟ್ಟು ತ್ತಲೂ ಇರುವರು.

فَأَمَّا الَّذِينَ شَقُوا فِى النَّارِ لَهُمْ فِيهَا
زَفِيرٌ وَسْهِيرٌ ⑪

107. ನಿಮ್ಮ ಪ್ರಭು ಬೇರೇನನ್ನಾದರೂ ಇಚ್ಛಿಸುವ ಹೊರತು ಆಕಾಶಗಳೂ ಭೂಮಿಯೂ ನೆಲೆ ನಿಂತಿರುವ ವರೆಗೂ ಅವರು ಅದೇ ಸ್ಥಿತಿಯಲ್ಲಿ ಇರುವರು.³⁰ ನಿಶ್ಚಯವಾಗಿಯೂ ನಿಮ್ಮ ಪ್ರಭು ತನ್ನಿಚ್ಛೆಯಂತೆ ಮಾಡುವ ಸಾಮರ್ಥ್ಯವುಳ್ಳವನಾಗಿರುತ್ತಾನೆ.

خَلِيلَيْنِ فِيهَا مَا دَامَتِ السَّمَوَاتُ وَ
الْأَرْضُ إِلَّا مَا شَاءَ رَبُّكَ إِنَّ رَبَّكَ
فَعَّالٌ لِّمَا يُرِيدُ ⑫

108. ಇನ್ನು ಸುದೈವಿಗಳ ವಿಚಾರ-ಅವರು ಸ್ವರ್ಗಕ್ಕೆ ಹೋಗುವರು. ನಿಮ್ಮ ಪ್ರಭು ಬೇರೇನನ್ನಾದರೂ ಇಚ್ಛಿಸುವ ಹೊರತು ಅವರು ಆಕಾಶಗಳೂ ಭೂಮಿಯೂ ನೆಲೆನಿಂತಿರುವ ವರೆಗೂ ಅಲ್ಲೇ ಸದಾ ವಾಸಿಸುತ್ತಿರುವರು. ಎಂದೂ ಕೊನೆಗೊಳ್ಳದ ನಿರಂತರ ಕೊಡುಗೆಗಳು ಅವರಿಗೆ ಸಿಗುವುವು.

وَأَمَّا الَّذِينَ سَعِدُوا فِى الْجَنَّةِ خَلِيلَيْنِ
فِيهَا مَا دَامَتِ السَّمَوَاتُ وَالْأَرْضُ إِلَّا
مَا شَاءَ رَبُّكَ عَطَاءٌ غَيْرَ مَجْدُودٍ ⑬

109. ಆದುದರಿಂದ ಓ ಪೈಗಂಬರರೇ, ಇವರು ಆರಾಧನೆ ಮಾಡುತ್ತಿರುವ ವುಗಳ ಬಗ್ಗೆ ನೀವೆಂದೂ ಸಂದೇಹಕ್ಕೊಳಗಾಗಬೇಡಿರಿ. ಇವರಂತು ಈ ಮುಂಚೆ ಇವರ ಪೂರ್ವಿಕರು ಪೂಜಿಸಿಕೊಂಡು ಬಂದಂತೆ ತಾವೂ ಪೂಜಿಸುತ್ತಲಿದ್ದಾರೆ ಮತ್ತು ನಾವು ಅವರಿಗೆ ಕೊಂಚವೂ ಲೋಪಮಾಡದೆ ಅವರ ಪಾಲನ್ನು ಸಂಪೂರ್ಣವಾಗಿ ಕೊಡುವೆವು.

فَلَا تَكُ فِى مَرِيَّةٍ مِّمَّا يَعْبُدُ هَؤُلَاءِ
مَا يَعْبُدُونَ إِلَّا كَمَا يَعْبُدُ آبَاؤُهُمْ
مِّن قَبْلُ وَإِنَّا لَمُرَفِقُهُمْ نَصِيبُهُمْ
غَيْرِ مَنقُوصٍ ⑭

110. ನಾವು ಇದಕ್ಕಿಂತ ಮುಂಚೆ ಮೂಸಾರಿಗೆ ಗ್ರಂಥ ದಯಪಾಲಿಸಿದ್ದೆವು. (ಈಗ ನಿಮಗೆ ನೀಡಲಾಗಿರುವ ಈ ಗ್ರಂಥದ ಬಗೆಗೆ ಭಿನ್ನಾಭಿಪ್ರಾಯ ತಾಳುತ್ತಿರುವಂತೆಯೇ) ಅದರ ಬಗೆಗೂ ಭಿನ್ನಾಭಿಪ್ರಾಯ ತಾಳಲಾಗಿತ್ತು. ನಿಮ್ಮ ಪ್ರಭುವಿನ ಕಡೆಯಿಂದ ಒಂದು ವಿಷಯವು ಮೊದಲೇ ನಿರ್ಧರಿಸಲ್ಪಡದಿರುತ್ತಿದ್ದರೆ ಆ ಭಿನ್ನಾಭಿಪ್ರಾಯ ತಾಳುವವರ ನಡುವೆ ಎಂದೋ ತೀರ್ಮಾನ ಮಾಡಿಬಿಡಲಾಗಿತ್ತು. ಈ ವಸ್ತುಸ್ಥಿತಿಯಿಂದಾಗಿಯೇ ಅವರು ಈ ಬಗ್ಗೆ ಸಂಶಯ ಗ್ರಸ್ತರಾಗಿರುತ್ತಾರೆ.

وَلَقَدْ آتَيْنَا مُوسَى الْكِتَابَ فَاخْتَلَفَ فِيهِ
وَلَوْ لَا كَلِمَةٌ سَبَقَتْ مِنْ رَبِّكَ
لَفُضِيَ بَيْنَهُمْ وَإِنَّهُمْ لَفِى شَكٍّ مِّنْهُ
مُرِيْبٍ ⑮

30. ಶಾಶ್ವತವಾಗಿ ಎಂಬ ಅರ್ಥದಲ್ಲಿ ಈ ಪದಗಳನ್ನು ಇಲ್ಲಿ ನುಡಿಗಟ್ಟಿನ ರೂಪದಲ್ಲಿ ಪ್ರಯೋಗಿಸಲಾಗಿದೆ.

111. ನಿಮ್ಮ ಪ್ರಭು ಅವರಿಗೆ ಅವರ ಕರ್ಮಗಳ ಸಂಪೂರ್ಣ ಪ್ರತಿಫಲ ಕೊಟ್ಟೇ ತೀರುವನೆಂಬುದೂ ಪರಮಾರ್ಥ. ನಿಶ್ಚಯವಾಗಿಯೂ ಅವನು ಅವರ ಸಕಲ ಕರ್ಮಗಳನ್ನು ಬಲ್ಲವನು.

وَأَنَّ كَلِمَاتِي يَوْمَ الْقِيَامَةِ رُبُّكُمْ أَعْمَارُكُمْ
رَبُّكُمْ بِمَا تَعْمَلُونَ خَبِيرٌ ﴿١١١﴾

112. ಆದುದರಿಂದ ಓ ಪೈಗಂಬರರೇ, ನೀವೂ (ಸತ್ಯನಿಷೇಧ ಮತ್ತು ಬಂಡಾಯ ನೀತಿಯನ್ನು ಬಿಟ್ಟು ಸತ್ಯವಿಶ್ವಾಸ ಮತ್ತು ಅನುಸರಣೆಯ ಕಡೆಗೆ ಬಂದಿರುವ) ನಿಮ್ಮ ಸಂಗಡಿಗರೂ ನಿಮಗೆ ಆಜ್ಞಾಪಿಸಿರುವ ಪ್ರಕಾರ ನೇರಮಾರ್ಗದಲ್ಲಿ ಸ್ಥಿರವಾಗಿ ನೆಲೆ ನಿಲ್ಲಿರಿ. ದಾಸ್ಯದ ಮೇರೆಯನ್ನು ಮೀರಬೇಡಿರಿ. ನಿಮ್ಮ ಪ್ರಭು ನೀವು ಮಾಡುತ್ತಿರುವುದನ್ನೆಲ್ಲ ವೀಕ್ಷಿಸುತ್ತಿದ್ದಾನೆ.

فَأَسْتَقِمُّ كَمَا أُمِرْتُ وَمَنْ تَابَ مَعَكَ
وَلَا تَطْغَوْا إِيَّاهُ بِمَا تَعْمَلُونَ بَصِيرٌ ﴿١١٢﴾

113. ಆ ಅಕ್ರಮಿಗಳ ಕಡೆಗೆ ಕೊಂಚವೂ ವಾಲಬೇಡಿರಿ. ಅನ್ಯಥಾ ನರ ಕಾಗ್ನಿಯ ಸುಳಿಯಲ್ಲಿ ಸಿಕ್ಕಿ ಬಿಡುವಿರಿ. ನಿಮ್ಮನ್ನು ಅಲ್ಲಾಹನಿಂದ ರಕ್ಷಿಸತಕ್ಕ ರಕ್ಷಕ ಮಿತ್ರರಾರೂ ನಿಮಗೆ ಸಿಗಲಾರರು ಮತ್ತು ನಿಮಗೆ ಎಲ್ಲಿಂದಲೂ ಸಹಾಯವೂ ಒದಗದು.

وَلَا تَتَّكِبُوا إِلَى الْذِينِ ظَلَمْتُمْ فَتَنْسَكُمُ
التَّائِبِينَ وَمَا لَكُمْ مِنْ دُونِ اللَّهِ مِنْ
أَوْلِيَاءٍ ثُمَّ لَا تُنصَرُونَ ﴿١١٣﴾

114. ಹಗಲಿನ ಉಭಯ ಕೊನೆಗಳಲ್ಲೂ ರಾತ್ರಿ ಸ್ವಲ್ಪ ಕಳೆದ ಬಳಿಕವೂ³¹ ನಮಾಝನ್ನು ಸಂಸ್ಥಾಪಿಸಿರಿ. ವಾಸ್ತವದಲ್ಲಿ ಪುಣ್ಯ ಕಾರ್ಯಗಳು ಪಾಪಕಾರ್ಯಗಳನ್ನು ದೂರೀಕರಿಸುತ್ತವೆ. ಇದು ಅಲ್ಲಾಹನನ್ನು ಸ್ಮರಿಸುವವರಿಗೊಂದು ಸ್ಮರಣೆಯಾಗಿರುತ್ತದೆ.

وَأَقِمِ الصَّلَاةَ طَرَفِي النَّهَارِ وَرُكْعًا
مِّنَ اللَّيْلِ إِنَّ الْحَسَنَاتِ يُذْهِبُنَّ
السَّيِّئَاتِ ذَٰلِكَ ذِكْرِي لِلذَّكْرِينَ ﴿١١٤﴾

115. ತಾಳ್ಮೆಯಿಂದಿರಿ. ಅಲ್ಲಾಹ್ ಸಜ್ಜನರ ಪ್ರತಿಫಲವನ್ನೆಂದೂ ವ್ಯರ್ಥ ಗೊಳಿಸುವುದಿಲ್ಲ.

وَاصْبِرْ فَإِنَّ اللَّهَ لَا يُضَيِّعُ أَجْرَ الْمُحْسِنِينَ ﴿١١٥﴾

116. ಜನರು ಈ ಭೂಮಿಯಲ್ಲಿ ಕ್ಷೋಭೆಯನ್ನುಂಟು ಮಾಡುವುದನ್ನು ತಡೆಯುವಂತಹ ಒಂದು ಉತ್ತಮ ಜನ ವಿಭಾಗವು ನಿಮಗಿಂತ ಮುಂಚೆ ಗತಿಸಿಹೋದ ಜನಾಂಗಗಳಲ್ಲೇ ಉಂಟಾಗಲಿಲ್ಲ? ಇಂತಹವರು ಇದ್ದರೂ ನಾವು ಈ ಜನಾಂಗದಿಂದ ರಕ್ಷಿಸಿದಂತಹ ಕೆಲವೇ ಮಂದಿ ಇದ್ದರು. ಅನ್ಯಥಾ ಅಕ್ರಮಿಗಳು ಅವರಿಗೆ ಧಾರಾಳವಾಗಿ ಕೊಡಲ್ಪಟ್ಟಿದ್ದ ಸುಖ ಭೋಗಗಳನ್ನೇ ಹಿಂಬಾಲಿಸುತ್ತಿದ್ದರು. ಅವರು ಅಪರಾಧಿಗಳಾಗಿಬಿಟ್ಟರು.

فَلَوْلَا كَانَ مِنَ الْقُرُونِ مِن قَبْلِكُمْ
أُولُو بَقِيَّةٍ يَنْهَوْنَ عَنِ الْفَسَادِ فِي
الْأَرْضِ إِلَّا قَلِيلًا مِّمَّنْ أَنْجَيْنَا مِنْهُمْ
وَاتَّبَعَ الَّذِينَ ظَلَمُوا مَا أُتْرِفُوا فِيهِ
وَكَانُوا مُجْرِمِينَ ﴿١١٦﴾

31. ಹಗಲಿನ ಕೊನೆಗಳೆಂದರೆ ಪ್ರಭಾತ ಮತ್ತು ಮುಸ್ಸಂಜೆ. ರಾತ್ರಿ ಕಳೆದ ನಂತರ ಎಂದರೆ ಇಶಾದ ಹೊತ್ತಾಗಿದೆ. (ನಮಾಝ್‌ನ ಸಮಯದ ವಿವರಣೆಗಾಗಿ ನೋಡಿರಿ- ಅಧ್ಯಾಯ ಬನೀಇಸ್ರಾಈಲ್ ಸೂಕ್ತ 78, ತಾಹಾ ಸೂಕ್ತ 130, ಅರೂಮ್ 17 ಮತ್ತು 18ನೆಯ ಸೂಕ್ತಗಳು.

117. ನಾಡುಗಳ ನಿವಾಸಿಗಳು ಸುಧಾರಕರಾಗಿರುವಾಗ ನಿಮ್ಮ ಪ್ರಭು ಆ ನಾಡುಗಳನ್ನು ಅನ್ಯಾಯವಾಗಿ ನಾಶಗೊಳಿಸುವವನಲ್ಲ.

وَمَا كَانَ رَبُّكَ لِيُهْلِكَ الْقُرَىٰ بِظُلْمٍ
وَأَهْلِهَا مُصْلِحُونَ ﴿١١٧﴾

118. ನಿಶ್ಚಯವಾಗಿಯೂ ನಿಮ್ಮ ಪ್ರಭು ಇಚ್ಛಿಸುತ್ತಿದ್ದರೆ ಸಕಲ ಮಾನವರನ್ನು ಒಂದೇ ಸಮುದಾಯವನ್ನಾಗಿ ಮಾಡುತ್ತಿದ್ದನು. ಆದರೆ ಅವರಿನ್ನು ಭಿನ್ನಮತಿಗಳಾಗಿಯೇ ಮುಂದುವರಿಯುವರು.

وَكُوشَاءَ رَبُّكَ لَجَعَلَ النَّاسَ أُمَّةً
وَاحِدَةً وَلَا يَزَالُُونَ مُخْتَلِفِينَ ﴿١١٨﴾

119. ನಿಮ್ಮ ಪ್ರಭುವಿನ ಕೃಪೆಯಿದ್ದವರು ಮಾತ್ರ ಭಿನ್ನತೆಯಿಂದ ಪಾರಾಗುವರು. ಇದಕ್ಕಾಗಿಯೇ (ಈ ಆಯ್ಕೆಯ ಸ್ವಾತಂತ್ರ್ಯ ಪರೀಕ್ಷೆಗಾಗಿಯೇ) ಅವನು ಅವರನ್ನು ಸೃಷ್ಟಿಸಿರುವನು. ನಾನು ಯಕ್ಷರು ಮತ್ತು ಮನುಷ್ಯರಿಂದಲೂ ಎಲ್ಲರಿಂದಲೂ ನರಕವನ್ನು ತುಂಬಿಸುವೆನೆಂದು ನಿಮ್ಮ ಪ್ರಭು ಹೇಳಿದ್ದ ಮಾತು ಪೂರ್ಣಗೊಂಡಿತು.

إِلَّا مَنْ رَحِمَ رَبُّكَ وَلِذَلِكَ خَلَقَهُمْ
وَتَمَّتْ كَلِمَةُ رَبِّكَ لَا مَلَكَنَ جَهَنَّمَ
مِنَ الْجِنَّةِ وَالنَّاسِ أَجْمَعِينَ ﴿١١٩﴾

120. ಓ ಪೈಗಂಬರರೇ, ನಿಮಗೆ ಹೇಳಲಾಗುವ ಸಂದೇಶವಾಹಕರ ವೃತ್ತಾಂತಗಳಿವು. ನಾವು ಇವುಗಳ ಮೂಲಕ ನಿಮ್ಮ ಮನಸ್ಸನ್ನು ಬಲಪಡಿಸುತ್ತೇವೆ. ಇವುಗಳಿಂದ ನಿಮಗೆ ಪರಮಾರ್ಥಜ್ಞಾನ ಲಭಿಸಿತು. ಸತ್ಯವಿಶ್ವಾಸಿಗಳಿಗೆ ಉಪದೇಶ ಹಾಗೂ ಜಾಗೃತಿ ಲಭಿಸಿದುವು.

وَكَلَّا نَقُصُّ عَلَيْكَ مِنْ أَنْبَاءِ الرُّسُلِ
مَا نُثَبِّتُ بِهِ فُؤَادَكَ وَجَاءَكَ فِي هَذِهِ
الْحَقُّ وَمَوْعِظَةٌ وَذِكْرَىٰ لِلْمُؤْمِنِينَ ﴿١٢٠﴾

121. ಸತ್ಯವಿಶ್ವಾಸವನ್ನು ಸ್ವೀಕರಿಸದವರೊಡನೆ ಹೇಳಿರಿ - ನೀವು ನಿಮ್ಮ ಕ್ರಮದಂತೆ ಕಾರ್ಯವೆಸಗಿರಿ ಮತ್ತು ನಾವು ನಮ್ಮ ಕ್ರಮದಂತೆ ಕಾರ್ಯವೆಸಗುತ್ತೇವೆ.

وَقُلْ لِلَّذِينَ لَا يُؤْمِنُونَ أَعْمَلُوا عَلَىٰ
مَا كُنْتُمْ تُرَاتِبُونَ ﴿١٢١﴾

122. ಕರ್ಮಫಲವನ್ನು ನೀವೂ ನಿರೀಕ್ಷಿಸಿರಿ ನಾವೂ ನಿರೀಕ್ಷಿಸುತ್ತೇವೆ.

وَأَنْتُمْ تَنْظُرُونَ ﴿١٢٢﴾

123. ಆಕಾಶಗಳಲ್ಲೂ ಭೂಮಿಯಲ್ಲೂ ಅಡಗಿರುವುದೆಲ್ಲವೂ ಅಲ್ಲಾಹನ ಅಧೀನದಲ್ಲಿವೆ. ಸಕಲ ವ್ಯವಹಾರಗಳೂ ಆತನ ಕಡೆಗೇ ಮರಳಿಸಲ್ಪಡುತ್ತವೆ. ಆದುದರಿಂದ ಓ ಪೈಗಂಬರರೇ, ನೀವು ಅವನ ದಾಸ್ಯ-ಆರಾಧನೆ ಮಾಡಿರಿ. ಅವನ ಮೇಲೆಯೇ ಭರವಸೆಯನ್ನಿಡಿರಿ. ನೀವು ಮಾಡುತ್ತಿರುವುದರ ಬಗ್ಗೆ ಅಲ್ಲಾಹನು ಅಶ್ರದ್ಧನಲ್ಲ.

وَاللَّهُ غَيْبُ السَّمَاوَاتِ وَالْأَرْضِ وَإِلَيْهِ
يُرْجَعُ الْأُمُورُ كُلُّهَا فاعْبُدْهُ وَتَوَكَّلْ
عَلَيْهِ وَمَا رَبُّكَ بِغَافِلٍ عَمَّا تَعْمَلُونَ ﴿١٢٣﴾

(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಅಲಿಫ್ ಲಾಮ್ ರಾ. ಇವು ತನ್ನ ಅಭಿಪ್ರಾಯವನ್ನು ಸುವ್ಯಕ್ತವಾಗಿ ವಿವರಿಸಿ ಹೇಳುವ ಗ್ರಂಥದ ಸೂಕ್ತಗಳು.
2. ಇದನ್ನು ಚೆನ್ನಾಗಿ ತಿಳಿದುಕೊಳ್ಳಲು ಸಾಧ್ಯವಾಗುವಂತೆ ನಾವು ಇದನ್ನು ಕುರ್ಆನನ್ನಾಗಿ ಮಾಡಿ ಅರಬೀ ಭಾಷೆಯಲ್ಲಿ ಅವತೀರ್ಣ ಗೊಳಿಸಿದೆವು.
3. ಓ ಪೈಗಂಬರೇ, ನಾವು ಈ ಕುರ್ಆನನ್ನು ನಿಮ್ಮ ಕಡೆಗೆ 'ದಿವ್ಯ ವಾಣಿ' ಮಾಡಿ, ವೃತ್ತಾಂತಗಳನ್ನೂ ವಸ್ತುಸ್ಥಿತಿಗಳನ್ನೂ ಉತ್ತಮ ಶೈಲಿಯಲ್ಲಿ ನಿಮಗೆ ವಿವರಿಸಿಕೊಡುತ್ತೇವೆ. ಅನ್ಯಥಾ ಇದಕ್ಕಿಂತ ಮುಂಚೆ ನೀವು (ಈ ವಿಷಯಗಳ ಕುರಿತು) ಸಂಪೂರ್ಣ ಪ್ರಜ್ಞಾಹೀನರಾಗಿದ್ದಿರಿ.
4. ಯೂಸುಫರು ತಮ್ಮ ಪಿತರೊಡನೆ ಹೇಳಿದ ಸಂದರ್ಭವಿದು- "ಅಪ್ಪಾ, ಹನ್ನೊಂದು ನಕ್ಷತ್ರಗಳೂ ಸೂರ್ಯನೂ ಚಂದ್ರನೂ ಇದ್ದು ಅವೆಲ್ಲಾ ನನಗೆ ಸಾಷ್ಟಾಂಗವೆರಗುತ್ತಿರುವುದನ್ನು ನಾನು ಸ್ವಪ್ನದಲ್ಲಿ ಕಂಡಿರುತ್ತೇನೆ."
5. ಉತ್ತರವಾಗಿ ಅವರ ತಂದೆ ಇಂತೆಂದರು, "ಮಗನೇ, ನಿನ್ನ ಈ ಸ್ವಪ್ನವನ್ನು ನಿನ್ನ ಸಹೋದರರೊಡನೆ ಹೇಳಬೇಡ. ಅನ್ಯಥಾ

بِسْمِ اللّٰهِ الرَّحْمٰنِ الرَّحِیْمِ

الرَّحْمٰنِ تِلْكَ اٰیٰتِ الْكِتٰبِ الْمُبِیْنِ

اِنَّا اَنْزَلْنٰهُ قُرْءٰنًا عَرَبِیًّا لَعَلَّكُمْ تَعْقِلُوْنَ

نَحْنُ نَقُصُّ عَلَيْكَ اَحْسَنَ الْقَصَصِ بِمَا اَوْحَيْنَا اِلَيْكَ هٰذَا الْقُرْءٰنَ وَاِنْ كُنْتَ مِنْ قَبْلِهِ لَمِنَ الْغٰفِلِیْنَ

اِذْ قَالَ یُوْسُفُ لَآبِیْءِ یٰٓاَبَتِ اِنِّیْ رَاٰیْتُ اَحَدًا عَسَرَ کُوْكُبًا وَّ الشَّمْسَ وَّ الْقَمَرَ رَاٰیْتُهُمْ لِیْ سٰجِدِیْنَ

قَالَ یُبٰیئُ لَا تَقْصُصْ رِیَّاکَ عَلٰی اِخْوَتِكَ فِیَکِیْدُوْا لَكَ کِیْدًا اِطْرٰکَ

1. ಕುರ್ಆನಿನ ಶಬ್ದಾರ್ಥ ಓದುವುದು ಎಂದಾಗಿದೆ. ಗ್ರಂಥಕ್ಕೆ ಈ ಹೆಸರನ್ನು ಏಕೆ ಕೊಡಲಾಗಿದೆ ಎಂದರೆ ಇದು ಎಲ್ಲಾ ವಿಭಾಗದ ಜನರು ಓದುವ ಮತ್ತು ಅತಿ ಹೆಚ್ಚಾಗಿ ಓದಲ್ಪಡುವ ಗ್ರಂಥವಾಗಿದೆ.

ಅವರು ನಿನ್ನ ವಿರುದ್ಧ ಒಳಸಂಚು ನಡೆಸುವರು.² ವಾಸ್ತವದಲ್ಲಿ ಶೈತಾನನು ಮಾನವನ ಪ್ರತ್ಯಕ್ಷ ಶತ್ರು.

① الشَّيْطَانُ لِلْإِنْسَانِ عَدُوٌّ مُّبِينٌ

6. (ನೀನು ಸ್ವಪ್ನದಲ್ಲಿ ಕಂಡ) ಹಾಗೆಯೇ ಆಗುವುದು. ನಿನ್ನ ಪ್ರಭುವು ನಿನ್ನನ್ನು (ತನ್ನ ಕಾರ್ಯಕ್ಕಾಗಿ) ಆಯ್ದುಕೊಳ್ಳುವನು. ನಿನಗೆ ವಿಷಯಗಳ ಆಳಕ್ಕೆ ತಲುಪುವುದನ್ನು ಕಲಿಸಿಕೊಡುವನು³ ಮತ್ತು ಇದಕ್ಕೆ ಮುಂಚೆ, ನಿನ್ನ ಪೂರ್ವಜರಾಗಿದ್ದ ಇಬ್ನಾಹೀಮ್ ಮತ್ತು ಇಸ್ರಾಹೀಮ್ ಮೇಲೆ ಅವನು ತನ್ನ 'ಭವ್ಯಕೊಡುಗೆ'ಯನ್ನು ಪೂರ್ಣಗೊಳಿಸಿದಂತೆ ನಿನ್ನ ಮೇಲೂ ಯಲ್ಕೂಬರ ವಂಶಜರ ಮೇಲೂ ಪೂರ್ಣಗೊಳಿಸುವನು. ನಿಶ್ಚಯವಾಗಿಯೂ ನಿನ್ನ ಪ್ರಭು ಸರ್ವಜ್ಞನೂ ಧೀಮಂತನೂ ಆಗಿರುತ್ತಾನೆ."

وَكَذَلِكَ يَجْتَبِيكَ رَبُّكَ وَيُعَلِّمُكَ مِنْ تَأْوِيلِ الْأَحَادِيثِ وَيُمَتِّعُكَ نِعْمَتَهُ عَلَيْكَ وَعَلَىٰ آلِ يَعْقُوبَ كَمَا أَتَتْهَا عَلَىٰ أَبِيكَ مِنْ قَبْلُ إِبْرَاهِيمَ وَإِسْحٰقَ إِنَّ رَبَّكَ عَلِيمٌ حَكِيمٌ ①

7. ವಾಸ್ತವದಲ್ಲಿ ಯೂಸುಫ್ ಮತ್ತು ಅವರ ಸಹೋದರರ ಚರಿತ್ರೆಯಲ್ಲಿ ಈ ಪ್ರಶ್ನಿಸುವವರಿಗೆ ದೊಡ್ಡ ನಿದರ್ಶನಗಳಿವೆ.

لَقَدْ كَانَ فِي يُوسُفَ وَإِخْوَتِهِ آيَاتٍ لِلِّسَاءِ لِلَّذِينَ

8. ಈ ಕಥೆಯ ಆರಂಭ ಹೀಗಿದೆ- ಅವರ ಸಹೋದರರು ಪರಸ್ಪರ ಹೀಗೆ ಹೇಳಿದರು: ಈ ಯೂಸುಫನೂ ಅವನ ಸಹೋದರನೂ⁴ ನಮ್ಮ ತಂದೆಗೆ ನಮ್ಮೆಲ್ಲರಿಗಿಂತ ಹೆಚ್ಚು ಪ್ರಿಯರಾಗಿರುತ್ತಾರೆ. ವಸ್ತುತಃ ನಾವು ಒಂದು ಸಂಪೂರ್ಣ ಕೂಟವಾಗಿದ್ದೇವೆ. ನಿಜ ಹೇಳುವುದಾದರೆ ನಮ್ಮ ಪಿತೃವರ್ಯರು ಸ್ಪಷ್ಟ ದುರ್ಮಾರ್ಗ ದಲ್ಲಿದ್ದಾರೆ.

إِذْ قَالُوا لَيُوسُفُ وَأَخُوهُ أَحَبُّ إِلَيْنَا أَيْبَتِنَا مِنَّا وَحٰنُ عَصَبَةٍ إِنَّ أَبَانَا لَفِي ضَلٰلٍ مُّبِينٍ ②

9. ನಿಮ್ಮ ತಂದೆಯವರ ಒಲವು ನಿಮ್ಮ ಕಡೆಗೇ ಆಗುವಂತೆ ಮಾಡಲಿಕ್ಕಾಗಿ ಯೂಸುಫನನ್ನು ಕೊಂದು ಹಾಕಿರಿ, ಇಲ್ಲವೆ

أَفْتَلُمَا لَيُوسُفَ أَوْ إِخْوَتَهُ فَرُضًا يَحُلُّ لَكُمْ وَجَهُ أَبِيكُمْ وَتَكُونُوا مِنْ بَعْدِهِ

2. ಹ. ಯೂಸುಫ್(ಅ) ಹತ್ತು ಮಂದಿ ಸಹೋದರರು ಬೇರೆ ತಾಯಿಯ ಉದರದಲ್ಲಿ ಹುಟ್ಟಿದವರಾಗಿದ್ದರು. ಅದರ ಜತೆಗೆ ಓರ್ವ ಕಿರಿಯ ಒಡಹುಟ್ಟಿದ ಸಹೋದರ ಅವರಿಗಿದ್ದನು. ಯೂಸುಫ್(ಅ) ಮಲ ಸಹೋದರರು ಅವರ ಬಗ್ಗೆ ಅಸೂಯೆಪಡುತ್ತಿದ್ದರು. ತಮ್ಮ ಸ್ವಾರ್ಥ ಸಾಧನೆಗಾಗಿ ಯಾವುದೇ ಕೆಟ್ಟ ಕೆಲಸ ಮಾಡಲು ಹಿಂಜರಿಯುವರು ಎಂದು ಭಾವಿಸಿ ಬಹುದಾದಷ್ಟು ಉನ್ನತ ಚಾರಿತ್ರ್ಯವನ್ನೂ ಅವರು ಹೊಂದಿರಲಿಲ್ಲ ಎಂಬುದು ಹ. ಯಲ್ಕೂಬ್(ಅ) ತಿಳಿದಿತ್ತು. ಆದ್ದರಿಂದ ಅವರು ತಮ್ಮ ಸಚ್ಚರಿತ ಪುತ್ರನನ್ನು ಜಾಗ್ರತೆಯಿಂದಿರುವಂತೆ ಎಚ್ಚರಿಸಿದರು. ಕನಸಿನಲ್ಲಿ ಕಂಡ ಸೂರ್ಯನೆಂದರೆ ಹ.ಯಲ್ಕೂಬ್(ಅ), ಚಂದ್ರನೆಂದರೆ ಅವರ ಪತ್ನಿ (ಹ. ಯೂಸುಫ್(ಅ) ಮಲತಾಯಿ) ಮತ್ತು ಹನ್ನೊಂದು ನಕ್ಷತ್ರಗಳೆಂದರೆ ಹನ್ನೊಂದು ಪುತ್ರರಾಗಿದ್ದರು ಎಂಬುದು ಸ್ಪಷ್ಟವಿದೆ.
3. ಮೂಲದಲ್ಲಿ 'ತಲ್ವೀಲುಲ್ ಅಹಾದೀಸ್' ಎಂಬ ಪದ ಪ್ರಯೋಗವಾಗಿದೆ. ಅದರ ಅರ್ಥ ಸಾಮಾನ್ಯವಾಗಿ ಭಾವಿಸಲಾಗಿರುವಂತೆ ಕೇವಲ ಸ್ವಪ್ನಫಲದ ಜ್ಞಾನವಲ್ಲ. ವಾಸ್ತವದಲ್ಲಿ ಅದರ ತಾತ್ಪರ್ಯವೇನೆಂದರೆ ಅಲ್ಲಾಹನು ನಿನಗೆ ವ್ಯವಹಾರಜ್ಞಾನ ಮತ್ತು ವಾಸ್ತವಿಕತೆಯನ್ನು ಗುರುತಿಸುವ ಜ್ಞಾನ ದಯಪಾಲಿಸುವನು. ಪ್ರತಿಯೊಂದು ವಿಷಯದ ಆಳಕ್ಕೆ ತಲಪುವ ಮತ್ತು ತಳ ಮುಟ್ಟಲು ಸಾಧ್ಯವಾಗುವಂತಹ ಅಂತರ್ದೃಷ್ಟಿಯನ್ನು ನಿನಗೆ ನೀಡಲಾಗುವುದು ಎಂದಾಗಿದೆ.
4. ಅರ್ಥಾತ್- ಹ. ಯೂಸುಫ್(ಅ)ಗಿಂತ(ಅ) ಹಲವು ವರ್ಷ ಕಿರಿಯರಾದ ಅವರ ತಮ್ಮ ಬಿನ್ ಯಮೀನ್.

- ಎಲ್ಲಾದರೂ ಎಸೆದುಬಿಡಿರಿ. ಈ ಕಾರ್ಯವನ್ನು ಮಾಡಿಯಾದ ಬಳಿಕ ಸಜ್ಜನರಾಗಿರಬೇಕು.
10. ಆಗ ಅವರಲ್ಲೊಬ್ಬನು ಹೇಳಿದನು-"ಯೂಸುಫನನ್ನು ಕೊಲ್ಲಬೇಡಿರಿ. ಹಾಗೇನಾದರೂ ಮಾಡಲೇಬೇಕೆಂದಾದರೆ ಯಾವುದಾದರೊಂದು ಆಳವಾದ ಬಾವಿಯಲ್ಲಿ ಹಾಕಿಬಿಡಿರಿ. ಯಾವುದಾದರೊಂದು ಪ್ರವಾಸಿ ತಂಡವು ಅವನನ್ನು ಎತ್ತಿಕೊಂಡೊಯ್ಯಬಹುದು."
11. ಈ ನಿರ್ಧಾರ ಪ್ರಕಾರ ಅವರು ಹೋಗಿ ತಮ್ಮ ತಂದೆಯವರೊಡನೆ, "ಅಪ್ಪಾ, ನೀವು ಯೂಸುಫನ ಬಗೆಗೆ ನಮ್ಮ ಮೇಲೆ ಭರವಸೆ ಯನ್ನೇಕೆ ಇರಿಸುವುದಿಲ್ಲ? ವಸ್ತುತಃ ನಾವು ಅವನ ನೈಜ ಹಿತಾ ಕಾಂಕ್ಷಿಗಳಾಗಿರುತ್ತೇವೆ."
12. ನಾಳೆ ಅವನನ್ನು ನಮ್ಮ ಸಂಗಡ ಕಳುಹಿಸಿರಿ. ಏನಾದರೂ ಮೆದ್ದು,⁵ ಆಡಿ, ನಲಿದು ಆನಂದ ಪಡುವನು. ನಾವು ಖಂಡಿತ ವಾಗಿಯೂ ಅವನ ರಕ್ಷಣೆಗೆ ಇದ್ದೇವೆ" ಎಂದರು.
13. ಆಗ ತಂದೆ ಹೇಳಿದರು, "ನೀವು ಅವನನ್ನು ಕರೆದೊಯ್ಯುವುದು ನನ್ನನ್ನು ದುಃಖಕ್ಕೀಡು ಮಾಡುತ್ತಿದೆ. ನೀವು ಅವನಿಂದ ಅಜಾಗ ರೂಕರಾಗಿದ್ದಾಗ ಅವನನ್ನು ತೋಳ ತಿಂದುಬಿಡಬಹುದೆಂಬ ಭಯ ನನ್ನನ್ನು ಕಾಡುತ್ತಿದೆ."
14. ಆಗ ಅವರು, "ನಾವು ಒಂದು ತಂಡವೇ ಆಗಿರುವಾಗ, ನಾವಿರುತ್ತ ಅವನನ್ನು ತೋಳ ತಿಂದರೆ, ನಾವು ಯಾವುದಕ್ಕೂ ಬೇಡದವರಾ ಗುವೆವು" ಎಂದರು.
15. ಹೀಗೆ ಅವರು ಒತ್ತಾಯಪಡಿಸಿ ಅವರನ್ನು ಒಯ್ಯಾಗ ಮತ್ತು ಅವರು ಅವರನ್ನು (ಯೂಸುಫರನ್ನು) ಒಂದು ಆಳವಾದ ಬಾವಿಗೆ ತಳ್ಳಿಬಿಡಬೇಕೆಂದು ಒಮ್ಮತದಿಂದ ನಿರ್ಧರಿಸಿದಾಗ, "ನೀನು ಇವರಿಗೆ ಇವರ ಈ ವರ್ತನೆಯ ಪರಿಣಾಮವನ್ನು ತೋರಿಸಿ ಕೊಡುವ ಸಂದರ್ಭವೊಂದು ಬರಲಿಕ್ಕಿದೆ. ಇವರು ಅದರ ಬಗ್ಗೆ ಪ್ರಜ್ಞಾಹೀನರಾಗಿದ್ದಾರೆ" ಎಂದು ನಾವು ಯೂಸು ಫರಿಗೆ 'ದಿವ್ಯವಾಣಿ' ಮಾಡಿದೆವು.

قَوْمًا صَالِحِينَ ①

قَالَ قَائِلٌ مِّنْهُمْ لَا تَقْتُلُوا يُوسُفَ
وَأَقْرَبَهُ فِي غَيْبَتِ الْجُبِّ يَلْتَقِطُهُ بَعْضُ
السَّيَّاسَةِ إِن كُنْتُمْ فَعِلِينَ ①

قَالُوا يَا أَبَانَا مَا لَكَ لَا تَأْمَنَّا عَلَى يُوسُفَ
وَإِنَّا لَهُ لَنَصِحُونَ ②

أَرْسَلَهُ مَعَنَا غَدًا يَرْتَمِمْ وَيَلْعَبُ وَإِنَّا
لَهُ لَحَفِظُونَ ③

قَالَ لِي لِي كَيْ حُزْنِي أَنْ تَذْهَبُوا بِهِ وَ
أَخَافُ أَنْ يَأْكُلَهُ الدِّيبُ وَأَنْتُمْ
عَنْهُ غَفْلُونَ ④

قَالُوا لَئِن آكَلَهُ الدِّيبُ وَنَحْنُ
عُصْبَةٌ إِذَا أَلْحَسِرُونَ ⑤

فَلَمَّا ذَهَبُوا بِهِ وَآجَعُوا أَنْ يُجْعَلُوا
فِي غَيْبَتِ الْجُبِّ وَأَوْحَيْنَا إِلَيْهِ لَتُنَبِّئَهُنَّ
بِأَمْرِهِمْ هَذَا وَهُمْ لَا يَشْعُرُونَ ⑥

5. ಮಗು ಕಾಡಿನಲ್ಲಿ ನಡೆದಾಡಿ ಹಣ್ಣುಗಳನ್ನು ಕೊಯ್ದು ತಿನ್ನುತ್ತಾ ಸುತ್ತಾಡುವುದನ್ನು ಅಕ್ಕರೆಯಿಂದ 'ಮೇಯುವುದು' ಎನ್ನಲಾಗಿದೆ.

16. ಸಂಜೆ ಹೊತ್ತಿಗೆ ಅವರು ಅಳುತ್ತ, ತಮ್ಮ ತಂದೆಯ ಬಳಿಗೆ ಬಂದರು.

وَجَاءُوا آبَاهُمْ عَشَاءً يَبْكُونَ ﴿١٦﴾

17. "ಅಪ್ಪಾ, ನಾವು ಓಟದ ಸ್ಪರ್ಧೆಯಲ್ಲಿ ನಿರತರಾಗಿದ್ದೆವು. ಯೂಸುಫ್ ನನ್ನು ನಮ್ಮ ಸಾಮಾನುಗಳ ಹತ್ತಿರ ಬಿಟ್ಟಿದ್ದೆವು. ಅಷ್ಟರಲ್ಲಿ ತೋಳ ಬಂದು ಅವನನ್ನು ತಿಂದು ಬಿಟ್ಟಿತು. ನಾವು ಸತ್ಯ ವಂತರಾಗಿದ್ದರೂ ತಾವು ನಮ್ಮ ಮಾತನ್ನು ನಂಬಲಾರಿರಿ" ಎಂದರು.

قَالُوا يَا أَبَانَا إِنَّا ذَهَبْنَا نَسْتَبِقُ وَتَرَكْنَا يُوسُفَ عِنْدَ مَتَاعِنَا فَأَكَلَهُ الذِّبُّ ﴿١٧﴾
وَمَا أَنْتَ بِمُؤْمِنٍ لَنَا وَلَوْ كُنَّا صَادِقِينَ ﴿١٨﴾

18. ಅವರು ಯೂಸುಫ್ ಅಂಗಿಗೆ ಕೃತಕ ರಕ್ತ ಹಚ್ಚಿ ತಂದಿದ್ದರು. ಇದನ್ನು ಕೇಳಿ ಅವರ ತಂದೆ ಹೇಳಿದರು- "ಆದರೆ ನಿಮ್ಮ ಭ್ರಷ್ಟ ಚಿತ್ತಗಳು ನಿಮಗೆ ಒಂದು ದೊಡ್ಡ ಕಾರ್ಯವನ್ನು ಸುಲಭ ಗೊಳಿಸಿಬಿಟ್ಟವು. ಚಿಂತಿಲ್ಲ, ನಾನು ಸಹಿಸಿಕೊಳ್ಳುವೆನು- ಚೆನ್ನಾಗಿ ಸಹಿಸಿಕೊಳ್ಳುವೆನು. ನಿಮ್ಮ ಸೃಷ್ಟನೆಯ ಮಾತುಗಳ ಬಗ್ಗೆ ಅಲ್ಲಾಹ ನೊಡನೆ ಮಾತ್ರ ಸಹಾಯ ಯಾಚಿಸಬಹುದಷ್ಟೆ."

وَجَاءُوا عَلَى قَيْصِصِهِ بِدَرٍ كَذِبٍ ﴿١٨﴾ قَالَ بَلْ سَوَّيْتُ لَكُمْ أَنْفُسَكُمْ أَفَرَأَيْتُمْ أَفْقَابًا ﴿١٩﴾
جَمِيلًا ﴿٢٠﴾ وَاللَّهُ السَّمِيعُ عَلَى مَا تَصِفُونَ ﴿٢١﴾

19. ಅತ್ತ ಪ್ರವಾಸಿಗರ ತಂಡವೊಂದು ಬಂದಿತು. ಅದು ತನ್ನ ನೀರು ತರುವವನನ್ನು ನೀರು ತರಲು ಕಳುಹಿಸಿತು. ಅವನು ತೊಟ್ಟಿಯನ್ನು ಬಾವಿಗೆ ಇಳಿಸಿದಾಗ (ಯೂಸುಫ್‌ರನ್ನು ಕಂಡು) "ಶುಭವಾಗಲಿ! ಇಲ್ಲೊಬ್ಬ ಬಾಲಕನಿದ್ದಾನೆ" ಎಂದು ಕೂಗಿದನು. ಅವರು (ಪ್ರವಾಸಿ ತಂಡದವರು) ಅವರನ್ನು (ಯೂಸುಫ್‌ರನ್ನು) ವ್ಯಾಪಾರದ ಸರಕಾಗಿ ಬಚ್ಚಿಟ್ಟುಕೊಂಡರು. ವಸ್ತುತಃ ಅವರು ಮಾಡುತ್ತಿದ್ದುದನ್ನು ಅಲ್ಲಾಹನು ಬಲ್ಲವನಾಗಿದ್ದನು.

وَجَاءَتْ سَيَّارَةٌ فَأَسْرَأُوا وَارْتَسَدُوا ﴿٢٢﴾
فَادْبَىٰ دَلْوَهُ ﴿٢٣﴾ قَالَ يَبْتُرَىٰ هَذَا غُلْمٌ ﴿٢٤﴾
وَاسْرُوهُ بِضَاعَةً ﴿٢٥﴾ وَاللَّهُ عَلِيمٌ ﴿٢٦﴾
بِمَا يَعْمَلُونَ ﴿٢٧﴾

20. ಕೊನೆಗೆ ಅವರು ಕೆಲವೇ ದಿರ್‌ಹಮ್‌ಗಳ ತುಚ್ಚ ಬೆಲೆಗೆ ಅವರನ್ನು ಮಾರಿಬಿಟ್ಟರು ಮತ್ತು ಅವರು ಅವರ ಬೆಲೆಯ ಬಗ್ಗೆ ಹೆಚ್ಚಿನ ನಿರೀಕ್ಷೆಯುಳ್ಳವರಾಗಿರಲಿಲ್ಲ.

وَشَرَوْهُ بِثَمَنٍ بَخْسٍ دَرَاهِمَ مَعْدُودَةٍ ﴿٢٨﴾
وَكَانُوا فِيهِ مِنَ الرَّاهِدِينَ ﴿٢٩﴾

21. ಅವರನ್ನು ಖರೀದಿಸಿದ ಈಜಿಪ್ಟಿನವನು ತನ್ನ ಪತ್ನಿಯೊಡನೆ, "ಇವನನ್ನು ಚೆನ್ನಾಗಿರಿಸು, ಇವನು ನಮಗೆ ಫಲಕಾರಿಯಾಗಲೂ ಬಹುದು ಅಥವಾ ನಾವು ಇವನನ್ನು ದತ್ತುಪುತ್ರನನ್ನಾಗಿಯೂ ಮಾಡಿಕೊಳ್ಳಬಹುದು! ಎಂದನು. ಈ ರೀತಿ ನಾವು ಯೂಸುಫ್‌ರಿಗೆ ಆ ಭೂಭಾಗದಲ್ಲಿ ನೆಲೆಯೂರಲು ಅವಕಾಶ ಮಾಡಿ ಕೊಟ್ಟೆವು ಮತ್ತು ಅವರಿಗೆ ವಿಷಯಗಳನ್ನು ಗ್ರಹಿಸುವ ಜ್ಞಾನವನ್ನು ಕೊಡುವ

وَقَالَ الَّذِي اشْتَرَاهُ مِنْ مِصْرَ
لِامْرَأَتِهِ أَكْرِمِي مَثْوَاهُ عَسَىٰ أَنْ
يَنْفَعَنَا أَوْ نَتَّخِذَهُ وَكَدًّا وَكَذَلِكَ
مَكَّنَّا يُّوسُفَ فِي الْأَرْضِ وَلِنُعَلِّمَهُ
مِنْ تَأْوِيلِ الْأَحَادِيثِ وَاللَّهُ
غَالِبٌ عَلَىٰ أَمْرِهِ وَلَكِنَّ

<p>ವ್ಯವಸ್ಥೆ ಮಾಡಿದೆವು. ಅಲ್ಲಾಹನು ತನ್ನ ಕಾರ್ಯವನ್ನು ಮಾಡಲು ಸುಶಕ್ತನು. ಆದರೆ ಹೆಚ್ಚಿನವರು ತಿಳಿಯುವುದಿಲ್ಲ.</p>	<p>كَثُرَ النَّاسُ لَا يَعْلَمُونَ ﴿١١﴾</p>
<p>22. ಅವರು ತಮ್ಮ ತುಂಬು ಯಾವನಕ್ಕೆ ತಲುಪಿದಾಗ ನಾವು ಅವರಿಗೆ ತೀರ್ಮಾನದ ಶಕ್ತಿ ಮತ್ತು ಜ್ಞಾನ ನೀಡಿದೆವು. ಸಜ್ಜನರಿಗೆ ನಾವು ಈ ರೀತಿ ಪ್ರತಿಫಲ ನೀಡುತ್ತೇವೆ.</p>	<p>وَلَمَّا بَلَغَ أَشُدَّهُ آتَيْنَاهُ حُكْمًا وَعِلْمًا ﴿١٢﴾ وَكَذَلِكَ نَجْزِي الْمُحْسِنِينَ ﴿١٣﴾</p>
<p>23. ಯೂಸುಫರು ವಾಸಿಸುತ್ತಿದ್ದ ಮನೆಯೊಡತಿ ಅವರ ಮೇಲೆ ಪ್ರೇಮ ಜಾಲ ಬೀಸತೊಡಗಿದಳು. ಒಂದು ದಿನ ಕದ ಮುಚ್ಚಿ, 'ಇತ್ತ ಬಾ' ಎಂದಳು. ಆಗ ಯೂಸುಫರು 'ಅಲ್ಲಾಹನು ರಕ್ಷಿಸಲಿ. ನನ್ನ ಪ್ರಭು' ನನಗೆ ಉತ್ತಮ ಸ್ಥಾನವನ್ನು ದಯಪಾಲಿಸಿದ್ದಾನೆ. (ಹೀಗಿರುವಾಗ ನಾನು ಈ ನೀಚ ಕಾರ್ಯವೆಸಗುವುದೇ?) ಇಂತಹ ಅಕ್ರಮಿಗಳು ಎಂದೂ ಯಶಸ್ವಿಗಳಾಗುವುದಿಲ್ಲ" ಎಂದರು.</p>	<p>وَمَرَادَتْهُ الَّتِي هُوَ فِي بَيْتِهَا عَنْ نَفْسِهِ ﴿١٤﴾ وَعَلَّقَتِ الْأَبْوَابَ وَقَالَتْ هَيْت لَكَ فَآلَ مَعَادَ اللَّهِ إِنَّهُ رَبِّي أَحْسَنَ مَثْوَايَ إِنَّهُ لَا يُفْلِحُ الظَّالِمُونَ ﴿١٥﴾</p>
<p>24. ಅವಳು ಅವರ ಕಡೆಗೆ ಮುಂದುವರಿದಳು. ಯೂಸುಫರೂ ತಮ್ಮ ಪ್ರಭುವಿನ ನಿರ್ದೇಶನವನ್ನು ಕಾಣದಿರುತ್ತಿದ್ದರೆ ಅವಳ ಕಡೆಗೆ ಮುಂದಾಗುತ್ತಿದ್ದರು. ಹೀಗಾದುದು ನಾವು ಅವರಿಂದ ಪಾಪ ಮತ್ತು ನಿರ್ಲಜ್ಜತನವನ್ನು ತೊಲಗಿಸಲಿಕ್ಕಾಗಿ, ವಾಸ್ತವದಲ್ಲಿ ಅವರು ನಮ್ಮ ಆಯ್ದ ದಾಸರಲ್ಲಾಗಿದ್ದರು.</p>	<p>وَلَقَدْ هَمَّتْ بِهِ وَهَمَّ بِهَا لَوْلَا أَنْ رَأَى بُرْهَانَ رَبِّهِ كَذَلِكَ لِنَصْرِفَ عَنْهُ السُّؤَالَ وَالْفَحْشَاءَ إِنَّهُ مِنْ عِبَادِنَا الْمُخْلَصِينَ ﴿١٦﴾</p>
<p>25. ಕೊನೆಗೆ ಯೂಸುಫರು ಮುಂದಿನಿಂದಲೂ ಅವಳು ಹಿಂದಿನಿಂದಲೂ ಬಾಗಿಲಿನತ್ತ ಓಡಿದರು ಮತ್ತು ಹಿಂದಿನಿಂದ ಯೂಸುಫರ ಅಂಗಿಯನ್ನು (ಹಿಡಿದಳೆದು) ಹರಿದಳು. ಬಾಗಿಲಲ್ಲಿ ಅವರಿಬ್ಬರೂ ಅವಳ ಪತಿ ಉಪಸ್ಥಿತನಿದ್ದುದನ್ನು ಕಂಡರು. ಅವನನ್ನು ಕಂಡೊಡನೆ</p>	<p>وَاسْتَبَقَا الْبَابَ وَقَدَّتْ قَمِيصَهُ مِنْ دُبُرٍ وَأَلْفَيَا سَيِّدَهَا لَدَا الْبَابِ قَالَتْ مَا جَزَاءُ مَنْ أَرَادَ بِأَهْلِكَ سُوءًا إِلَّا أَلَّا</p>
<p>6. ಸಾಮಾನ್ಯವಾಗಿ ವ್ಯಾಖ್ಯಾನಕಾರರು ಮತ್ತು ಅನುವಾದಕರು ಇಲ್ಲಿ 'ನನ್ನ ಪ್ರಭು' ಎಂಬ ಪದವನ್ನು ಹ. ಯೂಸುಫ್(ಅ) ತಾನು ನೌಕರಿ ಮಾಡುತ್ತಿದ್ದ ಆ ವ್ಯಕ್ತಿಗೆ ಉಪಯೋಗಿಸಿದ್ದಾರೆ ಎಂದು ಭಾವಿಸುತ್ತಾರೆ. ನನ್ನ ಯಜಮಾನ ನನ್ನನ್ನು ಇಷ್ಟು ಸುತ್ತಿತ್ತಿಲ್ಲಿದ್ದಾನೆ. ಹಾಗಿರುವಾಗ ಅವನ ಪತ್ನಿಯೊಡನೆ ವ್ಯಭಿಚಾರವೆಸಗುವಂತಹ, ಉಂಡ ಮನೆಗೆ ಎರಡು ಬಗೆಯುವ ಕೆಲಸವನ್ನು ನಾನು ಮಾಡುವುದಾದರೂ ಹೇಗೆ ಎಂಬುದು ಅವರ ಮಾತಿನ ಇಂಗಿತವಾಗಿತ್ತೆಂದು ಭಾವಿಸಲಾಗುತ್ತದೆ. ಆದರೆ ಪಾಪದಿಂದ ದೂರವಿರಲಿಕ್ಕಾಗಿ ಅಲ್ಲಾಹನ ಬದಲು ಯಾವನಾದರೊಬ್ಬ ದಾಸನನ್ನು ಭಯಪಡುವುದು ಓರ್ವ ಪ್ರವಾದಿಯ ಘನತೆಗೆ ತಕ್ಕುದಾದ ಮಾತಲ್ಲ. ಅಲ್ಲದೆ ದೇವೇತರರನ್ನು 'ರಬ್ಬ' ಎಂದು ಅಲ್ಲಾಹನ ಯಾವುದೇ ಪ್ರವಾದಿ ಹೇಳಿರುವುದಕ್ಕೆ ಕುರ್ಆನಿನಲ್ಲಿ ಉದಾಹರಣೆಯಿಲ್ಲ.</p> <p>7. 'ಬುರ್ಹಾನ್' ಎಂದರೆ ಸಾಕ್ಷ್ಯ ಮತ್ತು ನಿರ್ದೇಶನ. ಪ್ರಭುವಿನ ಬುರ್ಹಾನ್ ಎಂದರೆ ಅಲ್ಲಾಹನು ಬೋಧಿಸಿರುವ ನಿರ್ದೇಶನ. ಅದರ ಮೂಲಕವೇ ಯೂಸುಫ್(ಅ) ಮನಸ್ಸಾಕ್ಷಿಗೆ ಈ ಮಹಿಳೆಯು ವಿಲಾಸಕ್ಕೆ ನೀಡಿರುವ ಆಹ್ವಾನವನ್ನು ಸ್ವೀಕರಿಸುವುದು ನಿನಗೆ ಭೂಷಣವಲ್ಲ ಎಂದು ಪ್ರೇರೇಪಿಸಲು ಸಾಧ್ಯವಾಯಿತು. ಹಾಗೆಯೇ ಹಿಂದಿನ ಉಲ್ಲೇಖದಲ್ಲಿ ಬಂದಿರುವ, "ನನ್ನ ಪ್ರಭು ನನಗೆ ಉತ್ತಮ ಸ್ಥಾನವನ್ನು ದಯಪಾಲಿಸಿದ್ದಾನೆ. (ಹೀಗಿರುವಾಗ ನಾನು ಈ ನೀಚ ಕಾರ್ಯವೆಸಗುವುದೇ?) ಇಂತಹ ಅಕ್ರಮಿಗಳು ಎಂದೂ ಯಶಸ್ವಿಗಳಾಗುವುದಿಲ್ಲ" ಎಂಬುದೂ ಅಲ್ಲಾಹನ ನಿರ್ದೇಶನವೇ ಆಗಿದೆ.</p>	

<p>ಆಕೆ ಹೇಳಿದಳು, "ನಿಮ್ಮ ಮನೆಯಾಕೆಯೊಂದಿಗೆ ನೀಚಕಾರ್ಯವೆಸಗಲಿಚ್ಛಿಸಿದವನ ಶಿಕ್ಷೆಯೇನು? ಇವನಿಗೆ ಸೆರೆಮನೆವಾಸ ಅಥವಾ ವೇದನಾತ್ಮಕ ದಂಡನೆಯ ವಿನಾ ಇನ್ನಾವ ಶಿಕ್ಷೆ ಇರಬಹುದು?"</p>	<p>أَنْ يُسَجَّنَ أَوْ عَذَابٍ أَلِيمٍ ﴿١٥﴾</p>
<p>26. (ಆಗ) ಯೂಸುಫರು, "ಇವಳೇ ನನ್ನನ್ನು ಬಲೆಗೆ ಸಿಕ್ಕಿಸಲು ಯತ್ನಿಸಿದ್ದಳು" ಎಂದರು. ಆ ಸ್ತ್ರೀಯ ಕುಟುಂಬದವರಲ್ಲೊಬ್ಬನು (ಸಂದರ್ಭೋಚಿತ) ಸಾಕ್ಷ್ಯವನ್ನು ಹೀಗೆ ನೀಡಿದನು- "ಯೂಸುಫನ ಅಂಗಿ ಮುಂಭಾಗದಿಂದ ಹರಿದಿದ್ದರೆ ಸ್ತ್ರೀಯು ಸತ್ಯವಂತಳು ಮತ್ತು ಇವನು ಸುಳ್ಳುಗಾರ.</p>	<p>قَالَ هِيَ رَاوَدْتَنِي عَنْ نَفْسِي وَشَهِدَ شَاهِدٌ مِّنْ أَهْلِهَا إِنْ كَانَ قَمِيصُهُ قُدًّا مِنْ قِبَلٍ فَصَدَقَتْ وَهُوَ مِنَ الْكَاذِبِينَ ﴿١٦﴾</p>
<p>27. ಇವನ ಅಂಗಿ ಹಿಂಭಾಗದಿಂದ ಹರಿದಿದ್ದರೆ ಸ್ತ್ರೀಯು ಸುಳ್ಳುಗಾರ್ತಿ ಮತ್ತು ಇವನು ಸತ್ಯವಂತ."*</p>	<p>وَإِنْ كَانَ قَمِيصُهُ قُدًّا مِنْ دُبُرٍ فَكَذَّابَةٌ وَهُوَ مِنَ الصَّادِقِينَ ﴿١٧﴾</p>
<p>28. ಆಕೆಯ ಪತಿಯು ಯೂಸುಫರ ಅಂಗಿಯು ಹಿಂಭಾಗದಿಂದ ಹರಿದಿದ್ದುದನ್ನು ಕಂಡಾಗ ಇಂತೆಂದನು, "ನಿಮ್ಮ (ಸ್ತ್ರೀಯರ) ಕುತಂತ್ರಗಳಿವು. ನಿಜಕ್ಕೂ ನಿಮ್ಮ ಕುತಂತ್ರಗಳು ಕಂಟಕಪ್ರಾಯವಾಗಿರುತ್ತವೆ.</p>	<p>فَلَمَّا رَأَى قَمِيصَهُ قُدًّا مِنْ دُبُرٍ قَالَ إِنَّهُ مِنْ كَيْدِكُنَّ إِنَّ كَيْدَكُنَّ عَظِيمٌ ﴿١٨﴾</p>
<p>29. ಯೂಸುಫ್! ನೀನು ಈ ವಿಷಯವನ್ನು ಕಡೆಗಣಿಸು ಮತ್ತು ಓ ಸ್ತ್ರೀಯೇ! ನೀನು ನಿನ್ನ ಅಪರಾಧಕ್ಕಾಗಿ ಕ್ಷಮೆ ಯಾಚಿಸು. ವಾಸ್ತವದಲ್ಲಿ ನೀನೇ ಅಪರಾಧಿಯಾಗಿದ್ದಿ."</p>	<p>يُوسُفُ أَعْرَضَ عَنْ هَذَا وَاسْتَغْفِرَ لِنُسُوبِكِ إِنَّكَ كُنْتِ مِنَ الْخَاطِئِينَ ﴿١٩﴾</p>
<p>30. ನಗರದ ವನಿತೆಯರು ಪರಸ್ಪರ ಚರ್ಚಿಸತೊಡಗಿದರು- "ಅರಿಯುವವನು ಪತ್ನಿ ತನ್ನ ತರುಣ ಗುಲಾಮನನ್ನು ಮೋಹಪಾಶದಲ್ಲಿ ಬಿಗಿಯಲು ಯತ್ನಿಸುತ್ತಿದ್ದಾಳೆ. ಪ್ರೇಮವು ಅವಳನ್ನು ಅನಿಯಂತ್ರಿಸತಗೊಳಿಸಿದೆ. ನಮ್ಮ ದೃಷ್ಟಿಯಲ್ಲಿ ಅವಳು ಸುವ್ಯಕ್ತ ತಪ್ಪು ಹಾದಿಯಲ್ಲಿದ್ದಾಳೆ."</p>	<p>وَقَالَ نِسْوَةٌ فِي الْمَدْيَنَةِ أَخْرَأَتْ الْعَزِيزُ تُرَاوِدُ فَتُنَهَا عَنْ نَفْسِهِ قَدْ شَغَفَهَا حُبًّا إِنَّا لَنَرَاهَا فِي ضَلَالٍ مُّبِينٍ ﴿٢٠﴾</p>
<p>8. ಅರ್ಥಾತ್- ಹ. ಯೂಸುಫ್(ಅ) ಅಂಗಿ ಮುಂಭಾಗದಿಂದ ಹರಿದಿದ್ದರೆ ಯೂಸುಫ್(ಅ) ಮೊದಲು ಕೈ ಮಾಡಿದ್ದರು ಮತ್ತು ಮಹಿಳೆ ತನ್ನ ರಕ್ಷಣೆಗಾಗಿ ಸೆಣಸುತ್ತಿದ್ದಳು ಎಂಬುದಕ್ಕೆ ಅದೊಂದು ಸ್ಪಷ್ಟ ಪುರಾವೆಯಾಗಿದೆ. ಆದರೆ ಯೂಸುಫ್(ಅ) ಅಂಗಿ ಹಿಂದಿನಿಂದ ಹರಿದಿದ್ದರೆ ಆಕೆ ಅವರ ಹಿಂದೆ ಬಿದ್ದಿದ್ದಳು ಮತ್ತು ಯೂಸುಫ್(ಅ) ಆಕೆಯಿಂದ ಬಿಡಿಸಿ ಕೊಳ್ಳಬಯಸಿದ್ದರು ಎಂದು ಸಾಬೀತಾಗುತ್ತದೆ. ಅಲ್ಲದೆ ಊಹೆಗೆ ನಿಲುವಂತಹ ಇನ್ನೊಂದು ಸಾಕ್ಷ್ಯವೂ ಇದರಲ್ಲಿ ಅಡಕವಾಗಿದೆ. ಪ್ರಸ್ತುತ ಸಾಕ್ಷ್ಯದಾರನು ಹ. ಯೂಸುಫ್(ಅ) ಅಂಗಿಯ ಕಡೆಗೆ ಮಾತ್ರ ಗಮನ ಸೆಳೆದಿದ್ದಾನೆ. ಇದರಿಂದ ಆ ಸ್ತ್ರೀಯ ದೇಹದಲ್ಲಿ ಹೊಕ್ಕೆಯ ಯಾವುದೇ ಚಿಹ್ನೆಗಳು ಇರಲಿಲ್ಲವೆಂದು ವ್ಯಕ್ತವಾಗುತ್ತದೆ. ಇದೊಂದು ವೇಳೆ ಅತ್ಯಾಚಾರದ ಪ್ರಕರಣವಾಗಿದ್ದರೆ ಆಕೆಯಲ್ಲಿ ಅದರ ಲಕ್ಷಣಗಳು ಇರಬೇಕಾಗಿತ್ತು.</p> <p>9. 'ಅರಿಯುವವನು' ಎಂಬುದು ಆ ವ್ಯಕ್ತಿಯ ಹೆಸರಾಗಿರಲಿಲ್ಲ. ಬದಲಾಗಿ ಈಜಿಪ್ಟ್‌ನಲ್ಲಿ ಉನ್ನತ ಪದವಿಯಲ್ಲಿರುವ ವ್ಯಕ್ತಿಗೆ ಈ ಪದವನ್ನು ಸಾಮಾನ್ಯವಾಗಿ ಪ್ರಯೋಗಿಸಲಾಗುತ್ತಿತ್ತು.</p>	

31. ಅವಳು ಅವರ ಈ ಕುಟಿಲ ಮಾತುಗಳನ್ನು ಕೇಳಿದಾಗ ಕರೆ ಕಳುಹಿಸಿದಳು ಮತ್ತು ಅವರಿಗಾಗಿ ಸುಪ್ಪತ್ತಿಗೆಗಳಿಂದ ಸಜ್ಜಾದ ಸಭೆಯೊಂದನ್ನು ಏರ್ಪಡಿಸಿದಳು. ಔತಣದಲ್ಲಿ ಪ್ರತಿಯೊಬ್ಬಳ ಮುಂದೆ ಒಂದೊಂದು ಚೂರಿಯನ್ನಿರಿಸಿದಳು. (ಆ ಸ್ತ್ರೀಯರು ಹಣ್ಣುಗಳನ್ನು ಕೊಯ್ದು ತಿನ್ನುತ್ತಲಿದ್ದ ಅದೇ ವೇಳೆಯಲ್ಲಿ ಅವಳು ಯೂಸುಫಿಗೆ ಅವರ ಮುಂದೆ ಹೊರಟು ಬರುವಂತೆ ಸೂಚನೆ ಕೊಟ್ಟಳು. ಆ ಸ್ತ್ರೀಯರ ದೃಷ್ಟಿ ಅವರ ಮೇಲೆ ಬಿದ್ದಾಗ ಅವರು ದಂಗಾದರು ಮತ್ತು ತಮ್ಮ ಕೈಗಳನ್ನೇ ಕೊಯ್ದುಕೊಂಡರು. "ಅಲ್ಲ, ಈತನು ಎಷ್ಟು ಮಾತ್ರಕ್ಕೂ ಮಾನವನಲ್ಲ. ಇದಾರೋ ಸನ್ಮಾನ್ಯ ದೇವಚರ" ಎಂದು ಭಾವಪರವಶರಾಗಿ ಕೂಗಿಕೊಂಡರು.

فَلَمَّا سَمِعَتْ بِمَكْرِهِنَّ أَرْسَلَتْ إِلَيْهِنَّ
وَأَعْتَدَتْ لَهُنَّ مُتَّكًا وَأَتَتْ كُلَّ
وَاحِدَةٍ مِّنْهُنَّ سِكِّينًا وَقَالَتِ اخْرُجْ
عَلَيْهِنَّ فَلَمَّا رَأَيْنَهُ أَكْبَرْنَهُ وَقَطَّعْنَ
أَيْدِيَهُنَّ وَقَتْنَ حَاشَ لِلَّهِ مَا هَذَا
بَشَرًا إِنْ هَذَا إِلَّا مَلَكٌ كَرِيمٌ ﴿٣١﴾

32. ಅರಿಯುರನ ಪತ್ನಿ ಹೇಳಿದಳು, "ಕಂಡಿರಾ! ಯಾರ ವಿಷಯವಾಗಿ ನೀವು ನನ್ನ ಕುರಿತು ಆಕ್ಷೇಪಕರ ಮಾತುಗಳನ್ನಾಡುತ್ತಿದ್ದೀರೋ ಆ ವ್ಯಕ್ತಿ ಇವನೇ. ನಿಸ್ಸಂದೇಹವಾಗಿಯೂ ನಾನು ಇವನನ್ನು ವಶೀಕರಿಸಲು ಪ್ರಯತ್ನಿಸಿದ್ದೆ. ಆದರೆ ಇವನು ತಪ್ಪಿಸಿಕೊಂಡನು. ಇವನು ನನ್ನ ಮಾತು ಕೇಳದಿದ್ದರೆ, ಸೆರೆಮನೆ ಸೇರುವನು ಮತ್ತು ಅಪಮಾನಕ್ಕೊಳಗಾಗುವನು."

قَالَتْ فَذَلِكُنَّ الَّذِي لُمْتُنَّنِي فِيهِ
وَلَقَدْ رَاوَدْتُهُ عَنْ نَفْسِهِ فَاسْتَعْصَمَ
: لَئِن لَّمْ يَفْعَلْ مَا أُمِرْتُ لَيْسَجَنَّ
وَلَيَكُونَنَّ مِنَ الضَّغِيرِينَ ﴿٣٢﴾

33. ಯೂಸುಫ್ ಹೇಳಿದರು, "ಓ ನನ್ನ ಪ್ರಭೂ, ಇವರು ನನ್ನಿಂದ ಬಯಸುವ ಕಾರ್ಯಕ್ಕಿಂತ ನನಗೆ ಸೆರೆಮನೆಯೇ ಲೇಸು. ನೀನು ಇವರ ಕುತಂತ್ರಗಳನ್ನು ನನ್ನಿಂದ ನೀಗಿಸದಿದ್ದರೆ ನಾನು ಅವರ ಬಲೆಯಲ್ಲಿ ಬಿದ್ದು ಹೋಗುವೆನು ಮತ್ತು ಅಜ್ಞಾನಿಗಳಲ್ಲಿ ಸೇರಿ ಹೋಗುವೆನು."

قَالَ رَبِّ السِّجْنُ أَحَبُّ إِلَيَّ مِمَّا يَدْعُونَنِي
إِلَيْهِ وَإِلَّا تَصْرِفْ عَنِّي كَيْدَهُنَّ أَصْبُ
إِلَيْهِنَّ وَآكُنُّ مِنَ الْجَاهِلِينَ ﴿٣٣﴾

34. ಅವರ ಪ್ರಭು ಅವರ ಪ್ರಾರ್ಥನೆಯನ್ನು ಸ್ವೀಕರಿಸಿದನು ಮತ್ತು ಆ ಸ್ತ್ರೀಯರ ಕುತಂತ್ರಗಳನ್ನು ಅವರಿಂದ ನೀಗಿಸಿದನು. ನಿಶ್ಚಯವಾಗಿಯೂ ಸರ್ವಶ್ರುತನೂ ಸರ್ವಜ್ಞನೂ ಅವನೇ.

فَأَسْتَجَابَ لَهُ رَبُّهُ فَصَرَفَ عَنْهُ
كَيْدَهُنَّ إِنَّهُ هُوَ السَّمِيعُ الْعَلِيمُ ﴿٣٤﴾

35. ತರುವಾಯ ಒಂದು ಕಾಲಾವಧಿಯವರೆಗೆ ಇವರನ್ನು ಸೆರೆಯಲ್ಲಿಡಬೇಕೆಂದು ಅವರಿಗೆ ತೋರಿತು. ವಸ್ತುತಃ ಅವರು (ಇವರ ಪಾವಿತ್ರ ಮತ್ತು ಸ್ವತಃ ತಮ್ಮ ಸ್ತ್ರೀಯರ ದುರ್ಗುಣಗಳ) ಸುಸ್ಪಷ್ಟ ದೃಷ್ಟಾಂತಗಳನ್ನು ಕಂಡುಕೊಂಡಿದ್ದರು.¹⁰

ثُمَّ بَدَأَ لَهُمْ مِنْ بَعْدِ مَا رَأَوُا الْآيَاتِ
لَيْسْ جُنْدَهُ حَتَّىٰ حِينٍ ﴿٣٥﴾

10. ನ್ಯಾಯದ ಬೇಡಿಕೆಯನುಸಾರ ಕೋರ್ಟಿನಲ್ಲಿ ಅಪರಾಧವನ್ನು ಸಾಬೀತು ಪಡಿಸದೆ ಅನ್ಯಾಯವಾಗಿ ಯಾರನ್ನಾದರೂ ಹಿಡಿದು ಸೆರೆಮನೆಗೆ ಕಳುಹಿಸುವುದು ಕೆಟ್ಟ ಆಡಳಿತಗಾರರಲ್ಲಿದ್ದ ಹಳೇ ಚಾಳಿ ಎಂದು ಇದರಿಂದ ವ್ಯಕ್ತವಾಗುತ್ತದೆ. ಇಂದಿನ ನರಪಿತಾಚಿಗಳೂ ಈ ವಿಷಯದಲ್ಲಿ ನಾಲ್ಕು ಸಾವಿರ ವರ್ಷ ಪೂರ್ವದ ಕಿಡಿಗೇಡಿಗಳಿಗಿಂತ ಭಿನ್ನರಲ್ಲ.

36. ಸೆರೆಮನೆಯೊಳಗೆ ಇನ್ನಿಬ್ಬರು ಗುಲಾಮರೂ ಇವರೊಂದಿಗೆ ಪ್ರವೇಶಿಸಿದರು. ಒಂದು ದಿನ ಅವರಲ್ಲೊಬ್ಬನು "ನಾನು ಸಾರಾಯಿ ಭಟ್ಟಿ ಇಳಿಸುತ್ತಿರುವುದನ್ನು ಸ್ವಪ್ನದಲ್ಲಿ ಕಂಡೆನು" ಎಂದನು. ಇನ್ನೊಬ್ಬನು, "ನನ್ನ ತಲೆಯ ಮೇಲೆ ರೊಟ್ಟಿಯನ್ನಿರಿಸಿರುವುದನ್ನೂ ಪಕ್ಷಿಗಳು ಅವುಗಳನ್ನು ತಿನ್ನುತ್ತಿರುವುದನ್ನೂ ನಾನು ಕಂಡೆನು" ಎಂದನು. ನಮಗೆ ಇದರ ಮರ್ಮ ತಿಳಿಸಬೇಕೆಂದೂ ನೀವೊಬ್ಬ ಸಜ್ಜನರಾಗಿರುವುದನ್ನು ನಾವು ಕಾಣುತ್ತೇವೆಂದೂ ಇಬ್ಬರೂ ಹೇಳಿದರು.
37. ಯೂಸುಫ್ (ಹೀಗೆ) ಹೇಳಿದರು- "ಇಲ್ಲಿ ನಿಮಗೆ ಸಿಗುತ್ತಿರುವ ಊಟ ಬರುವುದಕ್ಕೆ ಮುಂಚೆ ನಾನು ನಿಮಗೆ ಈ ಸ್ವಪ್ನಗಳ ಫಲವನ್ನು ಹೇಳುವೆನು. ಇದು ನನ್ನ ಪ್ರಭು ನನಗೆ ದಯಪಾಲಿಸಿರುವ ಜ್ಞಾನಗಳಲ್ಲೊಂದು. ವಾಸ್ತವದಲ್ಲಿ ನಾನು ಅಲ್ಲಾಹನ ಮೇಲೆ ವಿಶ್ವಾಸವಿಡದವರ ಮತ್ತು ಪರಲೋಕವನ್ನು ನಿರಾಕರಿಸುವವರ ಮಾರ್ಗವನ್ನು ಬಿಟ್ಟಿರುವೆನು.
38. ಮತ್ತು ನಮ್ಮ ಪೂರ್ವಜರಾಗಿರುವ ಇಬ್ನಾಹೀಮ್, ಇಸ್‌ಹಾಕ್ ಮತ್ತು ಯಾಕೂಬರ ಮಾರ್ಗವನ್ನು ಅವಲಂಬಿಸಿದ್ದೇನೆ. ಅಲ್ಲಾಹ ನೊಂದಿಗೆ ಇತರರನ್ನು ಸಹಭಾಗಿಗಳನ್ನಾಗಿಸುವುದು ನಮ್ಮ ಕೆಲಸವಲ್ಲ. ವಾಸ್ತವದಲ್ಲಿ ಇದು (ಅಲ್ಲಾಹನು ನಮ್ಮನ್ನು ತನ್ನ ಹೊರತು ಇನ್ನಾರದೇ ದಾಸರಾಗಿ ಮಾಡದಿರುವುದು) ನಮ್ಮ ಮೇಲೆ ಮತ್ತು ಸಕಲ ಮಾನವರ ಮೇಲೆ ಅಲ್ಲಾಹನ ಅನುಗ್ರಹ ವಾಗಿದೆ. ಆದರೆ ಹೆಚ್ಚಿನವರು ಕೃತಜ್ಞತೆ ಸಲ್ಲಿಸುವುದಿಲ್ಲ.
39. ಓ ಸೆರೆಮನೆಯ ನನ್ನ ಸಂಗಾತಿಗಳೇ, "ಅನೇಕ ಭಿನ್ನ ಭಿನ್ನ ಪ್ರಭುಗಳು ಲೇಸೋ ಅಥವಾ ಸರ್ವ ಸಮರ್ಥನಾದ ಏಕ ಅಲ್ಲಾಹನೋ? ಎಂದು ನೀವು ಸ್ವತಃ ಯೋಚಿಸಿರಿ.
40. ಅವನನ್ನು ಬಿಟ್ಟು ನೀವು ಯಾರ ದಾಸ್ಯ-ಆರಾಧನೆ ಮಾಡುತ್ತಿರುವಿರೋ ಅವರೆಲ್ಲಾ ನೀವೂ ನಿಮ್ಮ ಪೂರ್ವಿಕರೂ ಇರಿಸಿಕೊಂಡಿರುವ ಕೆಲವು ಹೆಸರುಗಳ ವಿನಾ ಇನ್ನೇನೂ ಅಲ್ಲ. ಅಲ್ಲಾಹನು ಅವುಗಳ ಬಗ್ಗೆ ಯಾವ ಪ್ರಮಾಣವನ್ನೂ ಇಳಿಸಿರುವುದಿಲ್ಲ. ಆಜ್ಞಾಧಿಕಾರವು ಅಲ್ಲಾಹನಿಗೆ ಹೊರತು ಇನ್ನಾರಿಗೂ ಇಲ್ಲ. ಅವನ ಹೊರತು ನೀವು ಯಾರ ದಾಸ್ಯ-ಆರಾಧನೆಯನ್ನೂ ಮಾಡಬಾರದೆಂದು ಅವನ ಕಟ್ಟಪ್ಪಣೆ ಇದೆ. ಇದೇ ಅಪ್ಪಟ ಋಜು ಜೀವನ ಮಾರ್ಗ. ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ.

وَدَخَلَ مَعَهُ السِّجْنَ فَتَيْنِ ط قَالَ أَحَدُهُمَا
إِنِّي أَرَأَيْتِ أَعِصْرَ خَمْرًا ط وَقَالَ الْآخَرُ
إِنِّي أَرَأَيْتِ أَرِيسِي أَحْمِلُ فَوْقَ رَأْسِي خُبْرًا
ط كُلُّ الطَّيْرِ مِنْهُ ط بَدَدْنَا بِنِآءِ بَيْلِهِ ط إِنَّا
نَرَاكَ مِنَ الْمُحْسِنِينَ ﴿٣٦﴾

قَالَ لَا يَأْتِيكُمَا طَعَامٌ تُرَى قَبْلَهُ إِلَّا
نَبَأًا لَكُمْ بِنِآءِ بَيْلِهِ قَبْلَ أَنْ يَأْتِيَكُمَا ط
ذَلِكُمْ مِمَّا عَلَّمَنِي رَبِّي ط إِنِّي تَرَكْتُ
مِلَّةَ قَوْمٍ لَا يُؤْمِنُونَ بِاللَّهِ وَهُمْ
بِالْآخِرَةِ هُمْ كَافِرُونَ ﴿٣٧﴾

وَاتَّبَعْتُ مِلَّةَ آبَائِي إِبْرَاهِيمَ وَإِسْحَاقَ
وَيَعْقُوبَ ط مَا كَانَ لَنَا أَنْ نُشْرِكَ بِاللَّهِ
مِنْ شَيْءٍ ط ذَلِكَ مِنْ فَضْلِ اللَّهِ عَلَيْنَا
وَعَلَى النَّاسِ وَلَكِنَّ أَكْثَرَ النَّاسِ
لَا يَشْكُرُونَ ﴿٣٨﴾

يُصَاحِبِي السِّجْنَ ءَأَرْبَابٌ مُتَّفَقُونَ
خَيْرٌ أَمِ اللَّهُ الْوَاحِدُ الْقَهَّارُ ﴿٣٩﴾

مَا تَعْبُدُونَ مِنْ دُونِهِ إِلَّا أَسْمَاءً
سَمَّيْتُمُوهَا أَنْتُمْ وَآبَاؤُكُمْ مَا أَنْزَلَ اللَّهُ
بِهَا مِنْ سُلْطَانٍ ط إِنْ الْحُكْمُ إِلَّا لِلَّهِ أَمَرَ
إِلَّا تَعْبُدُوا إِلَّا إِيَّاهُ ذَلِكَ الدِّينُ الْقَدِيمُ
وَلَكِنَّ أَكْثَرَ النَّاسِ لَا يَعْلَمُونَ ﴿٤٠﴾

41. ಓ ಸೆರೆಮನೆಯ ನನ್ನ ಸಂಗಾತಿಗಳೇ, ನಿಮ್ಮ ಸ್ವಪ್ನ ಫಲವಿದು: ನಿಮ್ಮಲ್ಲೋರ್ವನು ತನ್ನ ಪ್ರಭುವಿಗೆ (ಈಜಿಪ್ಟ್‌ನ ದೊರೆಗೆ)¹¹ ಮದ್ಯ ಕುಡಿಸುವನು. ಇನ್ನೊಬ್ಬನು ಗಲ್ಲಿಗೇರಿಸಲ್ಪಡುವನು ಮತ್ತು ಪಕ್ಷಿಗಳು ಅವನ ತಲೆಯನ್ನು ಕುಕ್ಕಿ ಕುಕ್ಕಿ ತಿನ್ನುವವು. ನೀವು ಕೇಳುತ್ತಿದ್ದ ವಿಷಯದ ತೀರ್ಮಾನ ಆಗಿ ಹೋಯಿತು."

يٰصٰحِبِ السِّجْنِ اَمَّا اَحَدُكُمْ فَيَسْقٰى
رَبِّهٖ خَمْرًا وَاَمَّا الْاٰخَرُ فَيُصَلَّبُ
فَتَأْكُلُ الطَّيْرُ مِنْ رَاسِهٖ ۗ قُضِيَ
الْاَمْرُ الَّذِي فِيْهِ تَسْتَفْتٰىنَ ۙ

42. ಅನಂತರ, ಅವರ ಪೈಕಿ ಯಾರು ಬಿಡುಗಡೆಯಾಗುವನೆಂಬ ನಿರೀಕ್ಷೆಯಿತ್ತೋ ಅವನೊಡನೆ ಯೂಸುಫ್‌ನು, "ನಿನ್ನ ಪ್ರಭುವಿ ನೊಡನೆ (ಈಜಿಪ್ಟ್‌ನ ದೊರೆ) ನನ್ನ ಪ್ರಸ್ತಾಪವೆತ್ತಬೇಕು" ಎಂದು ಹೇಳಿದರು. ಆದರೆ ಶೈತಾನನು ಅವನಿಗೆ ಮರವೆಯನ್ನುಂಟು ಮಾಡಿಬಿಟ್ಟನು. ಅವನು ತನ್ನ ಪ್ರಭುವಿನೊಡನೆ (ಈಜಿಪ್ಟ್‌ನ ದೊರೆ) ಯೂಸುಫ್‌ನ ಪ್ರಸ್ತಾಪವೆತ್ತಲು ಮರೆತೇ ಬಿಟ್ಟನು. ಹೀಗೆ ಅವರು ಅನೇಕ ವರ್ಷಗಳ ವರೆಗೆ ಸೆರೆಮನೆಯಲ್ಲೇ ಉಳಿದುಬಿಟ್ಟರು.

وَقَالَ لِلَّذِي ظَنَّ اَنَّهٗ نَجّٰى مِنْهُمَا
اٰذْكُرْنِيْ عِنْدَ رَبِّكَ نَقٰى سُسُ الشَّيْطٰنُ
ذَكَرَ رَبِّهٖ فَلَبِثَ فِي السِّجْنِ بِضْعَ سِنِيْنَ ۙ

43. ಒಂದು ದಿನ¹² ಅರಸನು, "ನಾನು ಸ್ವಪ್ನದಲ್ಲಿ ಏಳು ಕೊಬ್ಬಿದ ಹಸುಗಳನ್ನು ಏಳು ಕೃಶವಾದ ಹಸುಗಳು ತಿನ್ನುತ್ತಿರುವುದನ್ನೂ ಧಾನ್ಯದ ಏಳು ತೆನೆಗಳು ಹಸುರಾಗಿದ್ದು ಇತರ ಏಳು ತೆನೆಗಳು ಒಣಗಿರುವುದನ್ನೂ ಕಂಡಿರುತ್ತೇನೆ. ಓ ನನ್ನ ಆಸ್ಥಾನದವರೇ, ನೀವು ಸ್ವಪ್ನಗಳ ಫಲ ಬಲ್ಲವರಾಗಿದ್ದರೆ, ನನಗೆ ಈ ಸ್ವಪ್ನದ ಫಲವನ್ನು ಹೇಳಿರಿ" ಎಂದನು.

وَقَالَ الْمَلِكُ اِنِّيْۤ اَرٰى سَبْعَ بَقَرٰتٍ
سَّمٰنٍ يَّأْكُلُهِنَّ سَبْعُ عِجَافٍ وَّسَبْعَ
سُّبُلٰتٍ حُضِرٍ وَّاٰخَرَ يَبْسُتُ يَّأِيْهَا
الْمَلَاۤءِكُۙ اَتُوْنِيْ فِيْ رُءُۤىٓ اٰى اِنْ كُنْتُمْ
لِلرُّۤىٓ يَّآ تَعْبُرُوْنَ ۙ

44. ಆಗ ಜನರು, "ಗೊಂದಲಪೂರ್ಣ ಸ್ವಪ್ನಗಳಿವು. ಇಂತಹ ಸ್ವಪ್ನಗಳ ಫಲ ನಮಗೆ ತಿಳಿಯದು" ಎಂದರು.

قَالُوْۤا اَلْضُّعٰثُۙ اَحْلَامٍ وَّمَا نَحْنُ
بِتَّأْوِيْلِ الْاَحْلَامِ بِعٰلِمِيْنَ ۙ

45. ಆ ಇಬ್ಬರು ಸೆರೆಯಾಳುಗಳ ಪೈಕಿ ಬದುಕಿ ಉಳಿದಿದ್ದವನಿಗೆ ದೀರ್ಘ ಕಾಲದ ತರುವಾಯ ಈಗ ಆ ಮಾತು ನೆನಪಿಗೆ ಬಂತು. ಅವನು, "ನಿಮಗೆ ಇದರ ಫಲ ನಾನು ಹೇಳುತ್ತೇನೆ. ನನ್ನನ್ನು ಸ್ವಲ್ಪ ಹೊತ್ತಿನ ಮಟ್ಟಿಗೆ (ಸೆರೆಮನೆಯಲ್ಲಿರುವ ಯೂಸುಫ್‌ನ ಬಳಿಗೆ) ಕಳುಹಿಸಿರಿ" ಎಂದನು.

وَقَالَ الَّذِي نَجّٰى مِنْهُمَا وَاذْكُرْ بَعْدَ
اٰمَةٍۙ اَنَاۙ اُنۢبِئْكُمْ بِتَّأْوِيْلِهٖۙ فَاٰمُرُۙ سَلُوْنِ ۙ

11. ಸೂಕ್ತ 23ನ್ನು ಇದರೊಂದಿಗೆ ಸೇರಿಸಿ ಓದುವುದರಿಂದ ವ್ಯಕ್ತವಾಗುವುದೇನೆಂದರೆ, ಹ. ಯೂಸುಫ್‌ನು(ಅ) ನನ್ನ ಪ್ರಭುವಿ ಎಂದು ಅಲ್ಲಾಹನ ಕುರಿತಾಗಿ ಹೇಳಿದ್ದರು. ಈಜಿಪ್ಟ್‌ನ ದೊರೆಯ ಗುಲಾಮನೊಂದಿಗೆ, "ನಿನ್ನ ಪ್ರಭುವಿಗೆ ಮದ್ಯ ಕುಡಿಸುವೆ" ಎಂದು ಈಜಿಪ್ಟಿನ ದೊರೆಯ ಕುರಿತಾಗಿ ಹೇಳಿದ್ದರು. ಏಕೆಂದರೆ ಆ ಜನರು ಈಜಿಪ್ಟಿನ ದೊರೆಯನ್ನೇ ತಮ್ಮ ಪ್ರಭುವೆಂದು ಭಾವಿಸುತ್ತಿದ್ದರು.

12. ಮಧ್ಯದಲ್ಲಿ ಅನೇಕ ವರ್ಷಗಳ ಸೆರೆಮನೆ ವಾಸದ ವೃತ್ತಾಂತವನ್ನು ಬಿಟ್ಟು ಇಲ್ಲಿ ನೇರವಾಗಿ ಹ. ಯೂಸುಫ್‌ನು(ಅ) ಲೌಕಿಕ ಉತ್ಥಾನ ಆರಂಭಗೊಂಡ ವೃತ್ತಾಂತದೊಂದಿಗೆ ಇದನ್ನು ಜೋಡಿಸಲಾಗುತ್ತದೆ.

46. ಅವನು ಹೋಗಿ ಯೂಸುಫರೊಡನೆ, "ಓ, ಸಾದ್ಯಂತ ಸತ್ಯ ಸಂಧರಾಗಿರುವವರೇ¹³, ಏಳು ಕೊಬ್ಬಿದ ಹಸುಗಳನ್ನು ಏಳು ಕೃಶವಾದ ಹಸುಗಳು ತಿನ್ನುತ್ತಿವೆ ಮತ್ತು ಏಳು ತೆನೆಗಳು ಹಸುರಾಗಿಯೂ ಇನ್ನು ಏಳು ತೆನೆಗಳು ಒಣಗಿಯೂ ಇವೆ. ಈ ಸ್ವಪ್ನದ ಫಲವನ್ನು ನನಗೆ ಹೇಳಿರಿ. ಹಾಗಾದರೆ ನಾನು ಜನರ ಕಡೆಗೆ ಮರಳಬಹುದು ಮತ್ತು ಅವರು ತಿಳಿದು ಕೊಳ್ಳಬಹುದು"¹⁴ ಎಂದನು.

يُوسُفُ أَيُّهَا الصِّدِّيقُ أَفْتِنَا فِي سَبْعِ
بَقَرَاتٍ سِمَانٍ يَأْكُلُهُنَّ سَبْعٌ عِجَافٌ
وَسَبْعِ سُنبُلَاتٍ خُضْرٍ وَأُخَرَ يَبْسُتٌ
لَعَلَّكَ آتٍ إِلَى النَّاسِ لَعَلَّهُمْ يَعْلَمُونَ ﴿٤٦﴾

47. ಯೂಸುಫ್ ಹೇಳಿದರು- "ಏಳು ವರ್ಷಗಳ ತನಕ ನೀವು ನಿರಂತರವಾಗಿ ಕೃಷಿ ಮಾಡುತ್ತಿರುವಿರಿ. ಆ ಕಾಲಾವಧಿಯಲ್ಲಿ ನೀವು ಕೊಯ್ಯುವ ಬೆಳೆಯಿಂದ ನಿಮ್ಮ ಆಹಾರಕ್ಕೆ ಬೇಕಾದಷ್ಟು ಅಂಶವನ್ನು ತೆಗೆದು ಉಳಿದುದನ್ನು ಅದರ ತೆನೆಗಳಲ್ಲೇ ಇರಗೊಡಿರಿ.

قَالَ تَزْرَعُونَ سَبْعَ سِنِينَ دَأَبًا فَمَا
حَصَدْتُمْ فَذَرُّوهُ فِي سُنبُلَةٍ إِلَّا قَلِيلًا
وَمَا تَأْكُلُونَ ﴿٤٧﴾

48. ಅನಂತರ ಏಳು ಕಠಿಣ ವರ್ಷಗಳು ಬರುವುವು. ಆಗ ಆ ಕಾಲಕ್ಕಾಗಿ ಸಂಗ್ರಹಿಸಿಟ್ಟಿದ್ದನ್ನು ಉಣ್ಣಬಹುದು. ಒಂದು ವೇಳೆ ಉಳಿಯುವುದಾದರೆ ನೀವು ಜೋಪಾನವಾಗಿರಿಸಿದುದು ಮಾತ್ರ.

ثُمَّ يَأْتِي مِنْ بَعْدِ ذَلِكَ سَبْعٌ شِدَادٌ
يَأْكُلْنَ مَا قَدَّمْتُمْ لَهُنَّ إِلَّا قَلِيلًا
وَمَا تَحْصِنُونَ ﴿٤٨﴾

49. ಅನಂತರ ಬರುವ ಇನ್ನೊಂದು ವರ್ಷದಲ್ಲಿ ಕೃಪಾವೃಷ್ಟಿಯ ಮೂಲಕ ಜನರ ಸಂಕಷ್ಟ ನಿವಾರಣೆಯಾಗುವುದು ಮತ್ತು ಅವರು ರಸ ಹಿಂಡುವರು."

ثُمَّ يَأْتِي مِنْ بَعْدِ ذَلِكَ عَامٌ فِيهِ
يُقَاتِلُ النَّاسُ وَفِيهِ يَعْصِرُونَ ﴿٤٩﴾

50. ಅರಸನು, "ಅವರನ್ನು ನನ್ನ ಬಳಿಗೆ ಕರೆದು ತನ್ನಿರಿ" ಎಂದನು. ಆದರೆ ರಾಜದೂತನು ಯೂಸುಫರ ಬಳಿಗೆ ಬಂದಾಗ ಅವರು, (ಹೀಗೆ) ಹೇಳಿದರು, "ನಿನ್ನ ಪ್ರಭುವಿನ ಬಳಿಗೆ ನೀನು ಹಿಂದಿರುಗು ಮತ್ತು ತಮ್ಮ ಕೈಗಳನ್ನು ಕೊಯ್ದುಕೊಂಡ ಸ್ತ್ರೀಯರ ಸಂಗತಿಯೇನೆಂದು ಅವನೊಡನೆ ಕೇಳು. ನನ್ನ ಪ್ರಭುವಂತು ಅವರ ಕುತಂತ್ರಗಳನ್ನು ತಿಳಿದೇ ಇದ್ದಾನೆ."

وَقَالَ الْمَلِكُ إِنِّي أرى فِيكَ فَلَئِمَّا جَاءَهُ
الرَّسُولُ قَالَ ارْجِعْ إِلَىٰ رَبِّكَ فَسَلِّه
مَا بَالُ النِّسْوَةِ الَّتِي تَقْتَعْنَ أَيُّدِيَهُنَّ
إِنَّ رَبِّي بِكَيْبِهِنَّ عَلِيمٌ ﴿٥٠﴾

13. ಮೂಲದಲ್ಲಿ 'ಸಿದ್ವೀಕ್' ಎಂಬ ಪದ ಪ್ರಯೋಗವಾಗಿದೆ. ಅರಬಿ ಭಾಷೆಯಲ್ಲಿ ಅದು ಸತ್ಯಸಂಧತೆ ಮತ್ತು ಉನ್ನತ ಮಟ್ಟದ ಸನ್ನಡತೆಗೆ ಉಪಯೋಗಿಸಲ್ಪಡುತ್ತದೆ. ಇದರಿಂದ ಅವನು ಸೆರಮನೆವಾಸದ ಅವಧಿಯಲ್ಲಿ ಹ. ಯೂಸುಫಾರ(ಅ) ಸಚ್ಚಾರಿತ್ಯದಿಂದ ಎಷ್ಟು ಗಹನವಾಗಿ ಪ್ರಭಾವಿತನಾಗಿದ್ದನು ಮತ್ತು ದೀರ್ಘಾವಧಿ ಕಳೆದ ಬಳಿಕವೂ ಅದು ಹೇಗೆ ಅವನಲ್ಲಿ ಅಚ್ಚಳಿಯದೆ ಉಳಿದಿತ್ತು ಎಂದು ವ್ಯಕ್ತವಾಗುತ್ತದೆ.

14. ಅರ್ಥಾತ್- ಅವರು ತಮ್ಮ ಸ್ಥಾನಮಾನವನ್ನು ತಿಳಿಯುವಂತಾಗಲಿ. "ಇವರು ಎಂತಹ ಉನ್ನತ ವ್ಯಕ್ತಿ ಮತ್ತು ಇವರನ್ನು ಎಂತಹ ಜಾಗದಲ್ಲಿ ಬಂಧಿಸಿಡಲಾಗಿದೆ" ಎಂಬ ಪ್ರಶ್ನೆ ಅವರಲ್ಲಿ ಮೂಡುವಂತಾಗಲಿ. ಹೀಗೆ ಸೆರಮನೆಯಲ್ಲಿ ನಾನು ತಮ್ಮೊಡನೆ ಮಾಡಿದಂತಹ ವಾಗ್ಧಾನವನ್ನು ಈಡೇರಿಸುವಂತಹ ಅವಕಾಶ ನನಗೆ ಸಿಗಲಿ.

51. ಆ ಪ್ರಕಾರ ಅರಸನು ಆ ಸ್ತ್ರೀಯರೊಡನೆ, "ನೀವು ಯೂಸುಫರನ್ನು ವಶೀಕರಿಸಲು ಪ್ರಯತ್ನಿಸಿದಾಗಿನ ನಿಮ್ಮ ಅನುಭವವೇನು?" ಎಂದು ಕೇಳಿದನು. ಎಲ್ಲರೂ ಒಕ್ಕೊರಳಿನಿಂದ, "ಎಷ್ಟಕ್ಕೂ ಇಲ್ಲ, ನಾವು ಅವರಲ್ಲಿ ಯಾವ ದೋಷವನ್ನೂ ಕಾಣಲಿಲ್ಲ" ಎಂದರು. ಅರಿಯದವನು ಪತ್ನಿಯು, "ಈಗ ಸತ್ಯವು ಬಯಲಾಗಿದೆ. ಅವರನ್ನು ಪುಸಲಾಯಿಸಲು ಪ್ರಯತ್ನಿಸಿದವಳು ನಾನೇ ಆಗಿದ್ದೆ. ಖಂಡಿತವಾಗಿಯೂ ಅವರು ಸತ್ಯ ಸಂಧರು" ಎಂದು ಹೇಳಿದಳು.

قَالَ مَا خَطْبُكُمْ إِذْ رَأَوْتُنَّ يُوسُفَ
عَنْ نَفْسِهِ طَقُلْنَ حَاشَ لِلَّهِ مَا عَلِمْنَا
عَلَيْهِ مِنْ سُوءٍ طَقَالَتْ امْرَأَتُ الْعَزِيزِ
الظَّنَّ حَصَصَ الْحَقُّ أَنَا رَأَوْتُهُ
عَنْ نَفْسِهِ وَإِنَّهُ لَمِنَ الصّٰدِقِیْنَ ﴿٥١﴾

52. ಯೂಸುಫ್ ಹೇಳಿದರು, "ಇದರ ಉದ್ದೇಶವು ನಾನು ತೆರೆಯ ಮರೆಯಲ್ಲಿ ಅರಿಯದವನಿಗೆ ವಿಶ್ವಾಸಘಾತಕವೆಸಗಲಿಲ್ಲವೆಂದೂ ಅಲ್ಲಾಹನು ವಿಶ್ವಾಸಘಾತಕರ ಕುತಂತ್ರವನ್ನು ಸಫಲ ಗೊಳಿಸಲು ಬಿಡುವುದಿಲ್ಲವೆಂದೂ (ಅರಿಯದವನು) ತಿಳಿದುಕೊಳ್ಳಬೇಕೆಂಬುದಾಗಿತ್ತು.

ذٰلِكَ لِيَعْلَمَ اَنْیْ لَمْ اَخْنُہٗ بِالْغَیْبِ وَ
اَنَّ اللّٰهَ لَا یَهْدِیْ كَیْدَ الْعٰلَمِیْنَ ﴿٥٢﴾

53. *ನನ್ನ ಚಿತ್ತವು ನಿರ್ದೋಷಿಯೆಂದು ನಾನೇನೂ ಹೇಳಿಕೊಳ್ಳುವುದಿಲ್ಲ. ನನ್ನ ಪ್ರಭುವಿನ ಕೃಪೆಯಿಲ್ಲದೆ ಹೋದರೆ ಚಿತ್ತವಂತು ಕೇಡಿನ ಕಡೆಗೇ ಪ್ರೇರೇಪಿಸುತ್ತದೆ. ನಿಶ್ಚಯವಾಗಿಯೂ ನನ್ನ ಪ್ರಭು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ."

وَمَا اُبْرِیْ نَفْسِیْ اِنَّ النَّفْسَ لَا مٰرَکَہٗ
بِالسُّوْءِ اِلَّا مَا رَجَمَ رَبِّیْ اِنَّ رَبِّیْ
غَفُوْرٌ رَّحِیْمٌ ﴿٥٣﴾

54. ಅರಸನು ಹೇಳಿದನು, "ಅವನನ್ನು ನನ್ನ ಬಳಿಗೆ ಕರೆತನ್ನಿರಿ. ನಾನು ಅವನನ್ನು ನನಗಾಗಿ ಕಾಯ್ದಿರಿಸಿಕೊಳ್ಳುತ್ತೇನೆ." ಯೂಸುಫರು ಅವನೊಡನೆ ಮಾತುಕತೆ ನಡೆಸಿದಾಗ ಅವನು ಹೀಗೆಂದನು, "ಇಂದು ತಾವು ನಮ್ಮಲ್ಲಿ ಗೌರವಾನ್ವಿತರಾಗಿರುತ್ತೀರಿ ಮತ್ತು ತಮ್ಮ ಪ್ರಾಮಾಣಿಕತೆಯ ಬಗ್ಗೆ ಸಂಪೂರ್ಣ ಭರವಸೆಯಿದೆ."

وَقَالَ الْمَلِکُ ائتُونِیْ بِہٖ اَسْتَخْلِصُہٗ
لِنَفْسِیْ ؕ قَلَمَّا کَلَمْتُہٗ قَالَ اِنَّکَ الْیَوْمَ
لَدَیْنَا مَکِیْنٌ اٰمِیْنٌ ﴿٥٤﴾

55. ಯೂಸುಫ್ ಹೇಳಿದರು, "ದೇಶದ ಭಂಡಾರಗಳನ್ನು ನನ್ನ ವಶಕ್ಕೆ ಬಿಡಿರಿ. ನಿಶ್ಚಯವಾಗಿಯೂ ನಾನು ರಕ್ಷಣೆ ಮಾಡುವವನೂ ತಿಳುವಳಿಕೆಯುಳ್ಳವನೂ ಆಗಿರುತ್ತೇನೆ."

قَالَ اجْعَلِیْ عَلٰی خَزٰیْنِ الْاَرْضِ
اِنِّیْ حَفِیْظٌ عَلِیْمٌ ﴿٥٥﴾

*ಇಲ್ಲಿಂದ 13ನೆಯ ಕಾಂಡ ಆರಂಭ.

56. ಹೀಗೆ ನಾವು ಯೂಸುಫ್‌ಗೆ ಆ ಭೂಭಾಗದ ಅಧಿಕಾರವನ್ನು ಸುಗಮಗೊಳಿಸಿದೆವು. ಅಲ್ಲಿ ತನಗೆ ಸರಿಕಂಡಲ್ಲೆಲ್ಲ ಸ್ಥಳ ಮಾಡಿ ಕೊಳ್ಳಲು ಅವರು ಅಧಿಕಾರ ಹೊಂದಿದ್ದರು.¹⁵ ನಾವು ನಮಗಿಷ್ಟು ವಿದ್ವವರಿಗೆ ನಮ್ಮ ಕೃಪೆಯನ್ನು ಕರುಣಿಸುತ್ತೇವೆ. ನಮ್ಮಲ್ಲಿ ಸದ್ಭಕ್ತರ ಪ್ರತಿಫಲವು ನಷ್ಟಗೊಳಿಸಲ್ಪಡುವುದಿಲ್ಲ.

وَكَذَلِكَ مَكَّنَّا لِيُوسُفَ فِي الْأَرْضِ
يَتَّبِعُوا مِنْهَا حَيْثُ شَاءَ يُصِيبُ بِرَحْمَتِنَا
مَنْ نَشَاءُ وَلَا نُضِيعُ أَجْرَ الْمُحْسِنِينَ ﴿٥٦﴾

57. ಸತ್ಯವಿಶ್ವಾಸವನ್ನಿರಿಸಿ, ದೇವಭಯದೊಂದಿಗೆ ಕಾರ್ಯಪ್ರವೃತ್ತಿ ರಾಗುವವರಿಗೆ ಪರಲೋಕದ ಪ್ರತಿಫಲವು ಇನ್ನಷ್ಟು ಉತ್ತಮ ವಾಗಿರುತ್ತದೆ.

وَلَا جُرُ الْأُخْرَىٰ خَيْرٌ لِلَّذِينَ آمَنُوا
وَكَانُوا يَتَّقُونَ ﴿٥٧﴾

58. ಯೂಸುಫ್‌ರ ಸಹೋದರರು ಈಜಿಪ್ಟ್‌ಗೆ ಬಂದರು ಮತ್ತು ಇವರ ಮುಂದೆ ಹಾಜರಾದರು.¹⁶ ಇವರು ಅವರನ್ನು ಗುರುತಿಸಿದರು. ಆದರೆ ಅವರಿಗೆ ಇವರ ಗುರುತು ಸಿಗಲಿಲ್ಲ.

وَجَاءَ إِخْوَتُهُ يُوسُفَ فَدَخَلُوا عَلَيْهِ
فَعَرَفَهُمْ وَهُمْ لَهُ مُنْكَرُونَ ﴿٥٨﴾

59. ಇವರು ಅವರ ಸರಕುಗಳನ್ನೆಲ್ಲಾ ಸಿದ್ಧಗೊಳಿಸಿದ ಬಳಿಕ ಹೊರಡು ವಾಗ ಹೀಗೆ ಹೇಳಿದರು, "ನಿಮ್ಮ ಮಲ ಸಹೋದರನನ್ನು ನನ್ನ ಬಳಿಗೆ ಕರೆ ತರಬೇಕು. ನಾನು ಹೇಗೆ ಅಳತೆ ಪಾತ್ರ ತುಂಬಿ ಕೊಡು ತ್ತೇನೆಂದೂ ಎಷ್ಟು ಉತ್ತಮ ಆತಿಥೇಯನಾಗಿದ್ದೇನೆಂಬುದನ್ನೂ ಕಾಣುತ್ತೀರಲ್ಲವೆ?

وَلَمَّا جَهَّزَهُمْ بِجَهَّازِهِمْ قَالَ ائْتُونِي
بِأَخِيكُمْ مِمَّنْ آتَاكُمْ أَلا تَرَوْنَ أَنِّي
أَوْفَىٰ الْكَفِيلِ وَأَنَا خَيْرُ الْمُنْزِلِينَ ﴿٥٩﴾

60. ನೀವು ಅವನನ್ನು ಕರೆತರದಿದ್ದರೆ ನನ್ನಲ್ಲಿ ನಿಮಗೆ ಧಾನ್ಯವಿಲ್ಲ. ಮಾತ್ರವಲ್ಲ ನೀವು ನನ್ನ ಬಳಿ ಸುಳಿಯಲೂ ಬಾರದು.¹⁷

فَإِنْ لَّمْ تَأْتُونِي بِهِ فَلَا كَيْلَ لَكُمْ
عِنْدِي وَلَا تَقْرَبُونَنِي ﴿٦٠﴾

15. ಅರ್ಥಾತ್- ಈಗ ಸಮಸ್ತ ಈಜಿಪ್ಟ್ ದೇಶ ಅವರದಾಗಿತ್ತು. ಅದರ ಎಲ್ಲಾ ಪ್ರದೇಶಗಳನ್ನು ಅವರು ತನ್ನದಂದು ಹೇಳಬಹುದಾಗಿತ್ತು. ದೇಶದ ಯಾವ ಮೂಲೆಯಲ್ಲೂ ಅವರನ್ನು ತಡೆಯಲು ಸಾಧ್ಯವಿರಲಿಲ್ಲ. ಇದು ಹ. ಯೂಸುಫ್‌ರಿಗೆ(ಅ) ಆ ದೇಶದಲ್ಲಿ ಪ್ರಾಪ್ತವಾಗಿದ್ದ ಸಾರ್ವಭೌಮ ಅಧಿಕಾರ ಮತ್ತು ಸಂಪೂರ್ಣ ಪ್ರಾಬಲ್ಯದ ವಿವರಣೆಯಾಗಿದೆ. ಪುರಾತನ ಕಾಲದ ವ್ಯಾಖ್ಯಾನಕಾರರೂ ಈ ಸೂಕ್ತವನ್ನು ಹೀಗೆಯೇ ವ್ಯಾಖ್ಯಾನಿಸಿದ್ದಾರೆ. ಇಬ್ನ್ ರೈಝ್ ಇದನ್ನು ಹೀಗೆ ವಿವರಿಸಿದ್ದಾರೆ, "ನಾವು ಯೂಸುಫ್‌ರನ್ನು ಈಜಿಪ್ಟ್‌ನಲ್ಲಿದ್ದ ಸರ್ವಸ್ವದ ಮಾಲಕನನ್ನಾಗಿ ಮಾಡಿದೆವು. ಲೋಕದ ಆ ಭೂಭಾಗದಲ್ಲಿ ಅವರು ತನಗೆ ತೋಚಿದ್ದನ್ನು ಮಾಡಬಹುದಾಗಿತ್ತು. ಆ ಸಾಮ್ರಾಜ್ಯವನ್ನೇ ಅವರ ವಶಕ್ಕೊಪ್ಪಿಸಲಾಯಿತು. ಫಿರೌಢಿನನ್ನು ತನ್ನ ಅಧೀನಗೊಳಿಸಿ ತಾನು ಅವನಿಗಿಂತ ಉನ್ನತ ಪದವಿಯವರಾಗಿ ಬಿಡಲಿಕ್ಕೂ ಅವರಿಗೆ ಸಾಧ್ಯವಿತ್ತು." ಇನ್ನೊರ್ವ ವ್ಯಾಖ್ಯಾನಕಾರರಾದ ಮುಜಾಹಿದ್‌ರ ಪ್ರಕಾರ ಈಜಿಪ್ಟ್‌ನ ದೊರೆ ಹ. ಯೂಸುಫ್‌ರ(ಅ) ಮೂಲಕ ಇಸ್ಲಾಮ್ ಸ್ವೀಕಾರ ಮಾಡಿದ್ದನು.

16. ಇಲ್ಲಿಂದ ಏಳೆಂಟು ವರ್ಷದ ಘಟನಾವಳಿಗಳನ್ನು ಮಧ್ಯದಲ್ಲಿ ಬಿಟ್ಟು ವಿವರಣಾ ಸರಣಿಯನ್ನು ಬನೀಇಸ್ರಾಕೀಲರು ಈಜಿಪ್ಟ್‌ಗೆ ಹೋಗಲಾರಂಭಿಸಿದ ಸಂದರ್ಭದೊಂದಿಗೆ ಜೋಡಿಸಲಾಗಿದೆ.

17. ಈ ಮಾತನ್ನು ಹ. ಯೂಸುಫ್‌(ಅ) ಏಕೆ ಹೇಳಿರಬಹುದೆಂದರೆ, ಬರದಿಂದಾಗಿ ಈಜಿಪ್ಟ್‌ನಲ್ಲಿ ಧಾನ್ಯಕ್ಕೆ ನಿಯಂತ್ರಣವಿತ್ತು. ಧಾನ್ಯವನ್ನು ಪಡೆಯಲಿಕ್ಕಾಗಿ ಈ ಹತ್ತು ಮಂದಿ ಸಹೋದರರು ಬಂದಿದ್ದರು. ಆದರೆ ಅವರು ತಮ್ಮ ತಂದೆ ಮತ್ತು ಹನ್ನೊಂದನೇ ಸಹೋದರನ ಪಾಲನ್ನೂ ಕೇಳುತ್ತಿದ್ದಿರಬಹುದು. ಆಗ ಹ. ಯೂಸುಫ್‌(ಅ) ನಿಮ್ಮ ತಂದೆ ಸ್ವತಃ ಬಾರದಿರುವ ನೆವನವೇನೋ ಸತ್ಯವಾಗಿರಬಹುದು. ಏಕೆಂದರೆ ಅವರು ವೃದ್ಧರೂ ಅಂಧರೂ ಆಗಿದ್ದಾರೆ. ಆದರೆ ಸಹೋದರ ಬಾರದಿರುವುದಕ್ಕೆ ಸಮರ್ಪಕವಾದ ಯಾವ ಕಾರಣವಿದೆ? ಇರಲಿ. ಈ ಸಂದರ್ಭದಲ್ಲಿ ನಿಮ್ಮ ಮಾತಿನ ಮೇಲೆ ವಿಶ್ವಾಸವಿಟ್ಟು ನಿಮಗೆ ಸಂಪೂರ್ಣ ಧಾನ್ಯವನ್ನು ನೀಡುತ್ತೇವೆ. ಆದರೆ ಮುಂದಿನ ಬಾರಿ

61. ಅವರು ಹೇಳಿದರು, "ತಂದೆಯವರು ಅವನನ್ನು ಕಳುಹಿಸಲು ಒಪ್ಪುವಂತೆ ಮಾಡಲು ಪ್ರಯತ್ನಿಸುವೆವು. ಹೀಗೆ ನಾವು ಮಾಡಿಯೇ ತೀರುವೆವು."

قَالُوا اسْرُواوُدُّعَنهُ اَبَاهُ وَاِنَّا لَفَاعِلُونَ ﴿٦١﴾

62. ಧಾನ್ಯದ ಪ್ರತಿಯಾಗಿ ಅವರು ಕೊಟ್ಟಿದ್ದ ಮೊಬಲಗನ್ನು ಅವರ ಸರಕಿನಲ್ಲೇ ಗುಟ್ಟಾಗಿ ಇರಿಸಿಬಿಡಿದರೆಂದು ಯೂಸುಫರು ತನ್ನ ಗುಲಾಮರೊಡನೆ ಹೇಳಿದರು. ಅವರು ಮನೆಗೆ ತಲುಪಿದಾಗ ತಮಗೆ ಮರಳಿ ಸಿಕ್ಕಿದ ಮೊಬಲಗನ್ನು ಗುರುತಿಸಿಕೊಳ್ಳುವರು (ಅಥವಾ ಈ ಔದಾರ್ಯಕ್ಕಾಗಿ ಕೃತಜ್ಞರಾಗುವರು) ಮತ್ತು ಪುನಃ ಮರಳಿ ಬರಲೂಬಹುದೆಂಬ ನಿರೀಕ್ಷೆಯಿಂದ ಯೂಸುಫ್ ಹೀಗೆ ಮಾಡಿದ್ದರು.

وَقَالَ لِفَتْيَانِهِ اجْعَلُوا بِضَاعَكُمْ فِي رِحَالِكُمْ
لَعَلَّهُمْ يَعْرِفُونَهَا اِذَا انْقَلَبُوا اِلَى اٰهْلِهِمْ
لَعَلَّهُمْ يَرْجِعُونَ ﴿٦٢﴾

63. ಅವರು ತಮ್ಮ ತಂದೆಯವರ ಬಳಿಗೆ ಹೋದಾಗ ಹೀಗೆಂದರು, "ಅಪ್ಪಾ, ಇನ್ನು ಮುಂದೆ ನಮಗೆ ಧಾನ್ಯ ಕೊಡಲು ನಿರಾಕರಿಸಲಾಗಿದೆ. ಆದುದರಿಂದ ನಾವು ಧಾನ್ಯವನ್ನು ತರುವಂತಾಗಲು ತಾವು ನಮ್ಮ ಸಂಗಡ ನಮ್ಮ ಸಹೋದರನನ್ನು ಕಳುಹಿಸಿಕೊಡಿರಿ. ಅವನ ರಕ್ಷಣೆಗೆ ನಾವು ಹೊಣೆಗಾರರು."

قَالَا رَجَعُوْا اِلَى اٰبِيْآبَانَا مِنْ مَّثَلَا
الْكَيْلِ فَاَرْسَلْنَا مَعَنَا اَخَانَا كَيْلًا وَاِنَّا
لَهٗ لَحٰفِظُوْنَ ﴿٦٣﴾

64. ಆಗ ತಂದೆಯು, "ನಾನು ಇದಕ್ಕೆ ಮುಂಚೆ ಇವನ ಅಣ್ಣನ ವಿಷಯದಲ್ಲಿ ನಿಮ್ಮ ಮೇಲೆ ಭರವಸೆಯನ್ನಿರಿಸಿದ್ದಂತೆಯೇ ಇವನ ವಿಷಯದಲ್ಲೂ ಇಡಬೇಕೇ? ಅಲ್ಲಾಹನೇ ಅತ್ಯುತ್ತಮ ರಕ್ಷಕನು ಮತ್ತು ಅವನು ಎಲ್ಲರಿಗಿಂತಲೂ ಹೆಚ್ಚು ಕರುಣಾಳು ವಾಗಿರುತ್ತಾನೆ" ಎಂದರು.

قَالَ هَلْ اٰمَنْتُمْ عَلَيَّ اِلَّا كَمَا اٰمَنْتُمْ عَلَيَّ
اٰخِيْهِ مِنْ قَبْلُ قَالُوْا فَاللهُ خَيْرٌ حٰفِظًا وَّهُوَ
اَرْحَمُ الرَّحِيْمِيْنَ ﴿٦٤﴾

65. ತರುವಾಯ ಅವರು ತಮ್ಮ ಸರಕನ್ನು ಬಿಚ್ಚಿದಾಗ ಅವರ ಮೊಬಲಗು ಅವರಿಗೆ ಹಿಂದಿರುಗಿಸಲ್ಪಟ್ಟಿರುವುದನ್ನು ಕಂಡು, "ಅಪ್ಪಾ, ನಮಗೆ ಇನ್ನೇನು ಬೇಕು? ಇಲ್ಲಿ ನೋಡಿರಿ. ನಮ್ಮ ಹಣವನ್ನೂ ನಮಗೆ ಹಿಂದಿರುಗಿಸಲಾಗಿದೆ. ನಾವಿನ್ನು ಹೋಗುವೆವು. ನಮ್ಮ ಕುಟುಂಬಕ್ಕಾಗಿ ಆಹಾರ ಧಾನ್ಯ ತರುವೆವು. ನಮ್ಮ ಸಹೋದರನ ರಕ್ಷಣೆಯನ್ನೂ ಮಾಡುವೆವು ಮತ್ತು ಒಂದು ಒಂಟೆ ಹೊರೆಯನ್ನು ಹೆಚ್ಚುವರಿಯಾಗಿ ತರುವೆವು. ಇಷ್ಟು ಧಾನ್ಯದ ಹೆಚ್ಚಳವು ಸುಲಭವಾಗಿ ಆಗಿಬಿಡುವುದು" ಎಂದು ಉದ್ಗರಿಸಿದರು.

وَلَمَّا فَتَحُوا مَتَاعَهُمْ وَجَدُوْا بِضَاعَهُمْ
رُدَّتْ اِلَيْهِمْ قَالُوْا يَا اٰبَانَا مَا نَبْعِثُ هٰذِهِ
بِضَاعَتِنَا رُدَّتْ اِلَيْنَا وَاِنَّا لَهٗ لَحٰفِظُوْنَ
اَخَانَا وَتَرَدَّدُوْا كَيْلًا بَعِيْثًا ذٰلِكَ كَيْلٌ يَّسِيْرٌ ﴿٦٥﴾

ನೀವು ಅವನನ್ನು ಜತೆಯಲ್ಲಿ ತರದಿದ್ದರೆ ನಿಮ್ಮ ಮೇಲಿನ ವಿಶ್ವಾಸ ಇರಲಾರದು ಮತ್ತು ನಿಮಗೆ ಧಾನ್ಯವೂ ಸಿಗಲಾರದು ಎಂದು ಹೇಳಿರಬಹುದು.

66. ಅವರ ತಂದೆ ಹೇಳಿದರು- "ನೀವೇ ಆಕ್ರಮಣಕ್ಕೊಳಗಾಗಿ ಬಿಡುವುದರ ಹೊರತು ಅವನನ್ನು ನನ್ನ ಬಳಿಗೆ ಮರಳಿ ಕರೆತಂದೇ ತೀರುವರೆಂದು ನೀವು ನನಗೆ ಅಲ್ಲಾಹನ ಹೆಸರಲ್ಲಿ ಪ್ರಮಾಣ ವಚನ ನೀಡುವ ತನಕ ನಾನು ಅವನನ್ನು ನಿಮ್ಮ ಸಂಗಡ ಸರ್ವಥಾ ಕಳುಹಿಸಿ ಕೊಡಲಾರೆ." ಅವರಿಗೆ (ಹ. ಯಲ್‌ಕೂಬರಿಗೆ) ಅವರೆಲ್ಲರೂ ತಮ್ಮ ತಮ್ಮ ಪ್ರಮಾಣವಚನ ಕೊಟ್ಟು ಬಳಿಕ ಅವರು (ಯಲ್‌ಕೂಬರು) ಹೇಳಿದರು, "ನಮ್ಮ ಈ ಪ್ರತಿಜ್ಞೆಯ ಮೇಲ್ನೋಟವಿರಿಸುವವನು ಅಲ್ಲಾಹ್."

قَالَ لَنْ أُرْسِلَهُ مَعَكُمْ حَتَّى تُؤْتُونِ مَوْثِقًا مِّنَ اللَّهِ لَتَأْتُنَّنِي بِهِ إِلَّا أَنْ يُحَاطَبَكُمْ فَكَلِمًا اتُّوهُ مَوْثِقَهُمْ قَالَ اللَّهُ عَلَى مَا نَقُولُ وَكِيلٌ ﴿٦٦﴾

67. ತರುವಾಯ ಅವರು ಹೇಳಿದರು, "ಓ ನನ್ನ ಮಕ್ಕಳೇ, ನೀವು ಈಜಿಪ್ಟ್‌ನ ರಾಜಧಾನಿಯೊಳಗೆ ಒಂದೇ ದ್ವಾರದಿಂದ ಪ್ರವೇಶಿಸ ಬಾರದು.¹⁸ ಬೇರೆ ಬೇರೆ ದ್ವಾರಗಳಿಂದ ಪ್ರವೇಶಿಸಬೇಕು. ಆದರೆ ನಾನು ನಿಮ್ಮನ್ನು ಅಲ್ಲಾಹನ ವಿಧಿಯಿಂದ ತಪ್ಪಿಸಲಾರೆ. ಆಜ್ಞಾಧಿಕಾರವು ಅವನ ಹೊರತು ಇನ್ನಾರಿಗೂ ಇಲ್ಲ. ನಾನು ಅವನ ಮೇಲೆಯೇ ಭರವಸೆಯನ್ನಿರಿಸಿದೆ ಮತ್ತು ಯಾರು ಭರವಸೆಯನ್ನಿರಿಸುವುದಿದ್ದರೂ ಅವನ ಮೇಲೆಯೇ ಇರಿಸಲಿ."

وَقَالَ يُعْنِي لَآ تَدْخُلُوا مِنِّي بَابٍ وَاحِدٍ وَّادْخُلُوا مِن أَبْوَابٍ مُّتَفَرِّقَةٍ وَمَا أُغْنِي عَنْكُمْ مِنَ اللَّهِ مِنْ شَيْءٍ إِنِ الْإِنْسَانُ إِلَّا لِلَّهِ عَلَيْهِ تَوَكَّلْتُ وَعَلَيْهِ فَلْيَتَوَكَّلِ الْمُتَوَكِّلُونَ ﴿٦٧﴾

68. ವಾಸ್ತವದಲ್ಲಿ ಆದುದೂ ಇದೇ. ಅವರು ತಮ್ಮ ತಂದೆಯ ಆದೇಶದಂತೆ (ಬೇರೆ ಬೇರೆ ದ್ವಾರಗಳಿಂದ) ನಗರದೊಳಗೆ ಪ್ರವೇಶಿಸಿದ್ದ ಈ ಜಾಗ್ರತಾ ಯತ್ನವು ಅಲ್ಲಾಹನ ವಿಧಿಯ ಮುಂದೆ ಏನೂ ಫಲಕಾರಿಯಾಗಲಿಲ್ಲ. ಯಲ್‌ಕೂಬರು ತಮ್ಮ ಮನಸ್ಸಿನಲ್ಲಿದ್ದ ಒಂದು ಅಂಜಿಕೆಯನ್ನು ದೂರೀಕರಿಸಿಕೊಳ್ಳಲಿಕ್ಕಾಗಿ ಅವರು ತಮ್ಮ ಪ್ರಯತ್ನ ಮಾಡಿಕೊಂಡರಷ್ಟೆ. ನಿಸ್ಸಂದೇಹ ವಾಗಿಯೂ ನಾವು ನೀಡಿದ ಶಿಕ್ಷಣದಿಂದ ಅವರು ಸುಶಿಕ್ಷಿತರಾಗಿಯೇ ಇದ್ದರು. ಆದರೆ ಹೆಚ್ಚಿನವರು ಪರಮಾರ್ಥವನ್ನು ತಿಳಿಯುವುದಿಲ್ಲ.

وَلَمَّا دَخَلُوا مِنْ حَيْثُ أَمَرَهُمْ أَبُوهُمْ مَا كَانَ يُغْنِي عَنْهُمْ مِنَ اللَّهِ مِنْ شَيْءٍ إِلَّا حَاجَةً فِي نَفْسٍ يَعْزُوبُ قَضَاهَا وَإِنَّهُ لَذُو عِلْمٍ لِّمَا عَلَّمْنَاهُ وَلَكِنَّ أَكْثَرَ النَّاسِ لَا يَعْلَمُونَ ﴿٦٨﴾

69. ಇವರು ಯೂಸುಫ್‌ರ ಸನ್ನಿಧಿಗೆ ತಲುಪಿದಾಗ ಅವರು ತಮ್ಮ ತಮ್ಮ ನನ್ನು ಒತ್ತಟ್ಟಿಗೆ ಕರೆದು, "(ಕಾಣೆಯಾಗಿದ್ದ) ನಿನ್ನ ಆ ಸಹೋದರನೇ ನಾನು. ಇನ್ನು ನೀನು ಇವರು ವರ್ತಿಸುತ್ತಿದ್ದುದರ ಬಗೆಗೆ ಚಿಂತಿಸಬೇಡ" ಎಂದರು.¹⁹

وَلَمَّا دَخَلُوا عَلَى يُوسُفَ أَوَى إِلَيْهِ أَخَاهُ قَالَ إِنِّي أَنَا أَخُوكَ فَلَا تَبْتَئِسْ بِمَا كَانُوا يَعْمَلُونَ ﴿٦٩﴾

18. ಬರಗಾಲದ ಈ ಸಂದರ್ಭದಲ್ಲಿ ಅವರು ಗುಂಪುಗಟ್ಟಿ ಈಜಿಪ್ಟ್‌ನೊಳಗೆ ಪ್ರವೇಶಿಸಿದರೆ ಅವರನ್ನು ಜನರು ಸಂಶಯದಿಂದ ನೋಡ ಬಹುದು. ಇವರು ದರೋಡೆ ಮಾಡಲಿಕ್ಕಾಗಿ ಬಂದವರೆಂದು ಶಂಕಿಸಬಹುದೆಂದು ಪ್ರಾಯಶಃ ಹ. ಯಲ್‌ಕೂಬ್(ಅ) ಭಾವಿಸಿರಬಹುದು.

19. ಪ್ರಾಯಶಃ ಈ ಭೇಟಿಯ ಸಂದರ್ಭದಲ್ಲಿ ಬಿನಾಯಮೀನ್ ತಮ್ಮ ಮಲ ಸಹೋದರರು ಯಾವೆಲ್ಲಾ ಕೆಟ್ಟ ವರ್ತನೆ ತೋರಿದರು ಎಂಬುದನ್ನು ತಿಳಿಸಿರಬಹುದು. ಆಗ ಯೂಸುಫ್(ಅ) ತಮ್ಮ ಸಹೋದರನಿಗೆ "ಇನ್ನು ನೀನು ನನ್ನ ಬಳಿಯೇ ಇರುವೆ. ಆ ಅಕ್ರಮಗಳ ಕಪಿಮುಷ್ಟಿಯಲ್ಲಿರಲು ನಾನು ಮತ್ತೆ ನಿನ್ನನ್ನು ಕಳುಹಿಸಿ ಕೊಡಲಾರೆ" ಎಂದು ಸಾಂತ್ವನ ನೀಡಿರಬಹುದು. ಬಿನಾಯಮೀನ್‌ನನ್ನು

70. ಯೂಸುಫ್ ತಮ್ಮ ಸಹೋದರರ ಸಾಮಾನನ್ನು ಹೇರಿಸುತ್ತಿರುವಾಗ ತಮ್ಮ ತಮ್ಮನ ಸರಕಿನಲ್ಲಿ ಲೋಟಿಯನ್ನು ಇಟ್ಟು ಬಿಟ್ಟರು. ತರುವಾಯ ಕೂಗುವವನೊಬ್ಬನು, "ಓ ಯಾತ್ರಿಕ ತಂಡದವರೇ, ನೀವು ಕಳ್ಳರಾಗಿರುತ್ತೀರಿ" ಎಂದು ಕೂಗಿದನು.
71. ಅವರು ತಿರುಗಿ, "ನಿಮ್ಮದೇನು ಕಳೆದುಹೋಗಿದೆ?" ಎಂದು ಕೇಳಿದರು.
72. ಆಗ ಸರಕಾರಿ ನೌಕರರು, "ರಾಜನ ಲೋಟಿಯು ಕಳೆದುಹೋಗಿದೆ" ಎಂದರು. (ಅವರ ನಾಯಕನು) "ಅದನ್ನು ತಂದು ಕೊಟ್ಟವನಿಗೆ ಒಂದು ಒಂಟೆ ಹೊರುವಷ್ಟು ಧಾನ್ಯ ಬಹುಮಾನವಿದೆ. ಇದಕ್ಕೆ ನಾನು ಹೊಣೆಗಾರನಾಗಿದ್ದೇನೆ" ಎಂದನು.
73. ಆ ಸಹೋದರರು, "ಅಲ್ಲಾಹನಾಣೆ! ನಾವು ಈ ದೇಶದಲ್ಲಿ ಗೊಂದಲವನ್ನುಂಟು ಮಾಡಲು ಬಂದವರಲ್ಲವೆಂದೂ ನಾವು ಕಳ್ಳತನ ಮಾಡುವವರಲ್ಲವೆಂದೂ ನೀವು ಚೆನ್ನಾಗಿ ಬಲ್ಲೀರಿ" ಎಂದರು.
74. "ಸರಿ, ನೀವು ಸುಳ್ಳುಗಾರರಾದರೆ ಕಳ್ಳನಿಗೆ ಶಿಕ್ಷೆಯೇನು?" ಎಂದು ಅವರು ಕೇಳಿದರು.
75. ಅದಕ್ಕೆ ಅವರು, "ಅವನಿಗೆ ಶಿಕ್ಷೆಯೇ? ಯಾರ ಸರಕಿನೊಳಗಿಂದ ಅದು ಸಿಗುವುದೋ ಅವನೇ ಅದರ ಬದಲಿಗೆ ಇರಿಸಲ್ಪಡಬೇಕು. ನಮ್ಮಲ್ಲಿ ಇಂತಹ ಅಕ್ರಮಿಗಳಿಗೆ ಶಿಕ್ಷೆ ಕೊಡುವ ಕ್ರಮ ಇದುವೇ" ಎಂದು ಹೇಳಿದರು.
76. ಆಗ ಯೂಸುಫ್ ತಮ್ಮ ಸಹೋದರನದಕ್ಕಿಂತ ಮುಂಚೆ ಅವರ ಚೀಲಗಳ ತಪಾಸಣೆ ನಡೆಸಲಾರಂಭಿಸಿದರು. ಆ ಬಳಿಕ ತನ್ನ ತಮ್ಮನ ಚೀಲದಿಂದ, ಕಾಣೆಯಾಗಿದ್ದುದನ್ನು ಹೊರ ತೆಗೆದರು. ಹೀಗೆ ನಾವು ನಮ್ಮ ಯುಕ್ತಿಯಿಂದ ಯೂಸುಫರನ್ನು ಸಮರ್ಥಿಸಿದೆವು. ಅಲ್ಲಾಹನೇ ಇಚ್ಛಿಸಿದ ವಿನಾ ರಾಜಧರ್ಮ (ಅರ್ಥಾತ್ ಈಜಿಪ್ಟ್‌ನ ರಾಜ ಶಾಸನದ) ಪ್ರಕಾರ ತನ್ನ

فَلَمَّا جَهَرَهُمْ بِجَهَارِهِمْ جَعَلَ السَّقَايَةَ
فِي رَحْلِ أَخِيهِ ثُمَّ أَدَّانَ مُؤَدَّنَ أَبْتَرُهَا
الْعَيْرُ إِنَّكُمْ لَكٰسِرُونَ ﴿٧٠﴾

قَالُوا وَاقْبَلُوا عَلَيْهِمْ مَاذَا تَفْقَدُونَ ﴿٧١﴾

قَالُوا تَفْقَدُ صَوْمَعِ الْمَلِكِ وَلِمَنْ جَاءَ
بِهِ حِمْلُ بَعِيرٍ وَأَنَا بِهِ شَرِيعٌ ﴿٧٢﴾

قَالُوا تَاللّٰهِ لَقَدْ عَلِمْتُمْ مَا جِئْتَنَا لِنُفْسِدَ
فِي الْأَرْضِ وَمَا كُنَّا سِرْقِينَ ﴿٧٣﴾

قَالُوا فَمَا جَزَاؤُكَ إِنْ كُنْتُمْ كٰذِبِينَ ﴿٧٤﴾

قَالُوا جَزَاؤُكَ مَنْ وُجِدَ فِي رَحْلِهِ فَهُوَ
جَزَاؤُكَ كَذٰلِكَ نَجْزِي الظَّالِمِينَ ﴿٧٥﴾

فَبَدَأَ بِأَوْعِيَتِهِمْ قَبْلَ وِعَاءِ أَخِيهِ ثُمَّ
اسْتَخْرَجَهَا مِنْ وِعَاءِ أَخِيهِ كَذٰلِكَ كِدْنَا
لِیُوسُفَ مَا كَانَ لِیٰأُخْذَ أَخَاكَ فِی دُوْنِ
الْمَلِكِ اِلَّا اَنْ یَّشَاءَ اللّٰهُ تَرَفَعَ دَرَجٰتٍ

ಈಜಿಪ್ಟ್‌ನಲ್ಲೇ ಉಳಿಸಿಕೊಳ್ಳಲು ಯಾವ ಯೋಜನೆ ರೂಪಿಸುವುದು ಎಂಬ ಬಗ್ಗೆಯೂ ಈ ಇಬ್ಬರು ಸಹೋದರರ ನಡುವೆ ಅದೇ ಸಂದರ್ಭದಲ್ಲಿ ತೀರ್ಮಾನವಾಗಿರಬಹುದು. ಆ ಮೂಲಕ ಯೂಸುಫ್(ಅ) ವಿಷಯವನ್ನು ಯುಕ್ತಿಪೂರ್ವಕ ಗೋಪ್ಯವಾಗಿರಿಸಲು ಬಯಸಿದ್ದಕ್ಕೆ ಅನುಗುಣವಾದ ತೀರ್ಮಾನ ಆಗಿರಬಹುದು.

ತಮ್ಮ ನನ್ನು ಹಿಡಿಯುವುದು ಅವರಿಗೆ ಯೋಗ್ಯವಾಗಿರಲಿಲ್ಲ.²⁰ ನಾವು ನಮಗಿಷ್ಟು ಬಂದವರ ಸ್ಥಾನವನ್ನು ಉನ್ನತಗೊಳಿಸುತ್ತೇವೆ. ಸಕಲ ಜ್ಞಾನಿಗಳಿಗಿಂತ ಮೇಲಾಗಿರುವ ಓರ್ವ ಸರ್ವಜ್ಞನಿದ್ದಾನೆ.

مَنْ تَشَاءُ وَتَوَقَّ كُلِّ ذِي عِلْمٍ عَلِيمٌ ﴿٢٠﴾

77. ಆ ಸಹೋದರರು ಹೇಳಿದರು, "ಈತನು ಕದ್ದರೆ ಆಶ್ಚರ್ಯವಿಲ್ಲ. ಇದಕ್ಕಿಂತ ಮುಂಚೆ ಇವನ ಅಣ್ಣನೂ (ಯೂಸುಫ್) ಕಳವು ಮಾಡಿದ್ದಾನೆ." ಯೂಸುಫ್, ಅವರ ಈ ಮಾತನ್ನು ನುಂಗಿಕೊಂಡರು. ನಿಜಸ್ಥಿತಿಯನ್ನೂ ಹಿರಂಗಗೊಳಿಸಲಿಲ್ಲ. "ಮಹಾ ನೀಚರು ನೀವು! (ನನ್ನ ಸಮ್ಮುಖದಲ್ಲೇ) ನೀವು ಹೊರಿಸುತ್ತಿರುವ ಅಪವಾದದ ನಿಜ ಸ್ಥಿತಿಯನ್ನು ಅಲ್ಲಾಹ್ ಚೆನ್ನಾಗಿ ಬಲ್ಲವನಾಗಿರುತ್ತಾನೆ" ಎಂದಿಷ್ಟೆ (ಸ್ವಗತ) ಹೇಳಿಕೊಂಡು ಸುಮ್ಮನಾದರು.

قَالُوا إِنْ يَسْرِقْ فَقَدْ سَرَقَ أَخٌ لِي مِنْ قَبْلُ فَأَسْرَهَا يُوسُفُ فِي نَفْسِهِ وَلَمْ يُبْدِهَا لَهُمْ قَالَ أَنْتُمْ شَرٌّ مَكَانًا ۗ وَاللَّهُ أَعْلَمُ بِمَا تَصِفُونَ ﴿٧٧﴾

78. ಅವರು ಹೇಳಿದರು, "ಓ ಅಧಿಕಾರಿಯೇ, (ಅರಿಯಿರ್ಯಾ!)²¹ ಇವನ ತಂದೆ ತುಂಬಾ ವಯೋವೃದ್ಧರು. ತಾವು ಇವನ ಸ್ಥಾನದಲ್ಲಿ ನಮ್ಮ ಪೈಕಿ ಯಾರನ್ನಾದರೂ ತಡೆದಿರಿಸಿಕೊಳ್ಳಿರಿ. ನಾವು ನಿಮ್ಮನ್ನು ಮಹಾ ಸಜ್ಜನರನ್ನಾಗಿ ಕಾಣುತ್ತೇವೆ."

قَالُوا يَا أَيُّهَا الْعَزِيزُ إِنَّ لَهُ أَبًا شَيْخًا كَبِيرًا فَخُذْ أَحَدًا مَكَانَهُ إِنَّا نَرَاكَ مِنَ الْمُحْسِنِينَ ﴿٧٨﴾

79. ಆಗ ಯೂಸುಫ್ ಹೇಳಿದರು, "ಶಾಂತಂ ಪಾಪಂ. ಇನ್ನೊಬ್ಬನನ್ನು ನಾವು ಇರಿಸಿಕೊಳ್ಳುವುದಾದರೂ ಹೇಗೆ? ನಾವು ನಮ್ಮ ಸೊತ್ತನ್ನು ಯಾರಲ್ಲಿ ಕಂಡೆವೋ²² ಅವನನ್ನು ಬಿಟ್ಟು ಇನ್ನೊಬ್ಬನನ್ನು ಇರಿಸಿಕೊಂಡರೆ ನಾವು ಅಕ್ರಮಿಗಳಾಗುವೆವು."

قَالَ مَعَاذَ اللَّهِ أَنْ تَأْخُذَ إِلَّا مَنْ وَجَدْنَا مَتَاعَنَا عِندَهُ إِنَّا إِذًا لَظَالِمُونَ ﴿٧٩﴾

20. "ಯೂಸುಫ್(ಅ), ರಾಜನ ಕಾನೂನಿನ ಪ್ರಕಾರ ತಮ್ಮ ಸಹೋದರನನ್ನು ಹಿಡಿಯುವಂತಿರಲಿಲ್ಲ" ಎಂದು ಸಾಮಾನ್ಯವಾಗಿ ಇದನ್ನು ಭಾಷಾಂತರಿಸಲಾಗುತ್ತದೆ. ಆದರೆ ಹೀಗೆ ಇದನ್ನು ಅರ್ಥೈಸಿಕೊಳ್ಳುವುದಾದರೆ ವಿಷಯ ಅಸೌಖ್ಯವಾಗಿ ಉಳಿಯುತ್ತದೆ. ರಾಜನ ಕಾನೂನಿನನ್ವಯ ಕಳ್ಳನನ್ನು ಹಿಡಿಯಲು ಸಾಧ್ಯವಾಗದೆ ಇರುವುದಾದರೂ ಹೇಗೆ? ಕಳ್ಳನನ್ನು ಹಿಡಿಯಲು ಅನುಮತಿ ಇಲ್ಲದಂತಹ ಕಾನೂನನ್ನು ಹೊಂದಿರುವ ಸಾಮ್ರಾಜ್ಯ ಜಗತ್ತಿನಲ್ಲಿ ಎಂದಾದರೂ ಅಸ್ತಿತ್ವದಲ್ಲಿತ್ತೇ? ಆದ್ದರಿಂದ ವಸ್ತುಸ್ಥಿತಿ ಯಾವುದೆಂದರೆ ಅಲ್ಲಾಹನ ಪ್ರವಾದಿಯಾಗಿರುತ್ತಾ ರಾಜನ ಕಾನೂನಿನನ್ವಯ ವರ್ತಿಸಲು ಹ. ಯೂಸುಫ್(ಅ) ಸಾಧ್ಯವಿರಲಿಲ್ಲ. ಆದ್ದರಿಂದಲೇ ಹ. ಯೂಸುಫ್(ಅ) ತಮ್ಮ ಸಹೋದರರೊಡನೆ ಅವರ ಬಳಿಯ ಕಾನೂನಿನ ಬಗ್ಗೆ ಕೇಳಿದರು ಮತ್ತು ಪೂರ್ವ ಪ್ರವಾದಿ ಹ. ಇಬ್‌ರಾಹೀಮ್(ಅ) ಶರೀಅತ್‌ನಂತೆ ತಮ್ಮ ಸಹೋದರನನ್ನು ಸೆರೆಹಿಡಿದರು.

21. ಇಲ್ಲಿ 'ಅರಿಯಿರ್ಯಾ' ಎಂಬ ಪದ ಹ.ಯೂಸುಫ್(ಅ) ಪ್ರಯೋಗಿಸಲ್ಪಟ್ಟಿದೆ. ಕೇವಲ ಈ ಕಾರಣಕ್ಕಾಗಿಯೇ ವ್ಯಾಖ್ಯಾನಕಾರರು ಈ ಹಿಂದೆ ಝಲೈಕಾಳ ಪತಿ ಹೊಂದಿದ್ದ ಪದವಿಯಲ್ಲಿ ಈಗ ಹ. ಯೂಸುಫ್(ಅ) ನೇಮಕಗೊಂಡಿದ್ದಾರೆ ಎಂದು ಭಾವಿಸಿದ್ದಾರೆ. ಆದರೆ ಟಿಪ್ಪಣಿ 9ರಲ್ಲಿ ನಾವು ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದೇವೆ. ಇದು ಈಜಿಪ್ಟಿನ ಯಾವುದೇ ನಿರ್ದಿಷ್ಟ ಪದವಿಯ ಹೆಸರಾಗಿರಲಿಲ್ಲ. ಬದಲಾಗಿ 'ಅಧಿಕಾರಾರೋಧ' ಎಂಬ ಅರ್ಥದಲ್ಲಿ ಈ ಪದ ಪ್ರಯೋಗಿಸಲ್ಪಡುತ್ತದೆ.

22. ಇಲ್ಲಿ 'ಕಳ್ಳ' ಎನ್ನುವ ಬದಲು "ನಾವು ನಮ್ಮ ಸೊತ್ತನ್ನು ಯಾರಲ್ಲಿ ಕಂಡೆವೋ" ಎನ್ನುವ ಎಚ್ಚರಿಕೆಯನ್ನು ಪಾಲಿಸಲಾಗಿರುವುದು ಗಮನಾರ್ಹ. ಇದನ್ನೇ ಶರೀಅತ್‌ನ ಪಾರಿಭಾಷಿಕದಲ್ಲಿ 'ತೌರಿಯ' ಎನ್ನಲಾಗುತ್ತದೆ. ಅರ್ಥಾತ್ 'ವಾಸ್ತವಿಕತೆಯನ್ನು ಮರಸುವುದು' ಅಥವಾ ವಸ್ತುಸ್ಥಿತಿಯನ್ನು ಗೋಪ್ಯವಾಗಿರಿಸುವುದು. ಯಾವುದಾದರೂ ಶೋಷಿತನನ್ನು ಶೋಷಕನಿಂದ ರಕ್ಷಿಸಲು ಅಥವಾ ಯಾವುದಾದರೂ ದೊಡ್ಡ

80. ಹೀಗೆ ಯೂಸುಫರಿಂದ ನಿರಾಶರಾದ ಮೇಲೆ ಅವರು ಒತ್ತಟ್ಟಿಗೆ ಹೋಗಿ ಪರಸ್ಪರ ಸಮಾಲೋಚನೆ ನಡೆಸತೊಡಗಿದರು. ಅವರಲ್ಲಿ ಎಲ್ಲರಿಗೂ ಹಿರಿಯನಾಗಿದ್ದವನು ಹೇಳಿದನು, "ನಿಮ್ಮ ತಂದೆ ನಿಮ್ಮೊಡನೆ ಅಲ್ಲಾಹನ ಹೆಸರಲ್ಲಿ ಪ್ರಮಾಣ ವಚನ ಪಡೆದಿರುವುದು ನಿಮಗೆ ತಿಳಿದಿಲ್ಲವೇ? ಇದಕ್ಕೆ ಮುಂಚೆ ಯೂಸುಫನ ವಿಷಯದಲ್ಲಿ ನೀವು ಮಾಡಿರುವುದೆಲ್ಲವೂ ನಿಮಗೆ ತಿಳಿದಿದೆ. ಇನ್ನು ನನ್ನ ತಂದೆಯವರು ನನಗೆ ಅನುಮತಿ ಕೊಡುವ ವರೆಗೆ ಅಥವಾ ಅಲ್ಲಾಹನೇ ನನ್ನ ಬಗ್ಗೆ ತೀರ್ಮಾನ ಮಾಡುವ ವರೆಗೆ ನಾನು ಇಲ್ಲಿಂದ ಎಷ್ಟು ಮಾತ್ರಕ್ಕೂ ಹೋಗಲಾರೆ. ಅಲ್ಲಾಹನು ಅತ್ಯುತ್ತಮ ತೀರ್ಪುಗಾರನು.

فَلَمَّا اسْتَيْسُرُوا مِنْهُ خَلَصُوا نَجِيًّا قَالَ
كَبِيرُهُمْ أَلَمْ تَعْلَمُوا أَنَّ أَبَاكُمْ قَدْ أَخَذَ
عَلَيْكُمْ مَوْثِقًا مِنَ اللَّهِ وَمِنْ قَبْلُ مَا
فَرَّطْتُمْ فِي يُوسُفَ قَلْبُنْ أَبْرَحَ الْأَرْضِ
حَتَّى يَأْتِيَ رَبِّي أَوْ يَحْكُمَ اللَّهُ لِي
وَ هُوَ خَيْرُ الْحَاكِمِينَ ④

81. ನೀವು ಮರಳಿ ಹೋಗಿ ತಂದೆಯವರೊಡನೆ, ಅಪ್ಪಾ, ನಿಮ್ಮ ಮಗನು ಕಳವು ಮಾಡಿದ್ದಾನೆ. ಅವನು ಕಳವು ಮಾಡುತ್ತಿರುವುದನ್ನು ನಾವು ನೋಡಲಿಲ್ಲ. ನಮಗೆ ತಿಳಿದುದನ್ನು ಮಾತ್ರ ನಾವು ಹೇಳುತ್ತೇವೆ. ಅದೃಶ್ಯವಾಗಿರುವುದರ ಬಗ್ಗೆ ಮೇಲ್ನೋಟವಹಿಸಲು ನಮ್ಮಿಂದ ಸಾಧ್ಯವಿರಲಿಲ್ಲ.

إِرْجِعُوا إِلَى آبَائِكُمْ فَقُولُوا يَا أَبَانَا إِنَّا
ابْنُكَ سَرَقْنَا وَمَا شَهِدْنَا إِلَّا بِمَا عَلَّمْنَا
وَمَا كُنَّا لِلْعَيْبِ حَظِيظِينَ ⑤

82. ತಾವು ನಾವಿದ್ದ ನಾಡಿನ ಜನರೊಡನೆಯೂ ನಾವು ಯಾವ ಯಾತ್ರಾ ತಂಡದೊಂದಿಗೆ ಬಂದಿದ್ದೇವೋ ಅವರೊಡನೆಯೂ ಕೇಳಿಕೊಳ್ಳಿರಿ. ನಾವು ಸಂಪೂರ್ಣ ಸತ್ಯವಾದಿಗಳು ಎಂದು ಹೇಳಿರಿ" ಎಂದನು.

وَسْئَلِ الْقَرْيَةَ الَّتِي كُنَّا فِيهَا وَالْعَجِيرِ
الَّتِي أَقْبَلْنَا فِيهَا وَإِنَّا لَصَادِقُونَ ⑥

83. ಈ ವೃತ್ತಾಂತವನ್ನು ಕೇಳಿ ತಂದೆಯು, "ವಾಸ್ತವದಲ್ಲಿ ನಿಮ್ಮ ಭ್ರಷ್ಟಚಿತ್ತವು ನಿಮಗೆ ಇನ್ನೊಂದು ದೊಡ್ಡ ವಿಷಯವನ್ನು

قَالَ بَلْ سَوَّكْتُ لَكُمْ أَنْفُسَكُمْ أَفَرَأَيْتُمْ
أَنْفُسَكُمْ أَفَرَأَيْتُمْ أَنْفُسَكُمْ أَفَرَأَيْتُمْ أَنْفُسَكُمْ

ಅಕ್ಕಮವನ್ನು ತಡೆಯಲು ವಾಸ್ತವಿಕತೆಗೆ ವಿರುದ್ಧವಾದ ಮಾತನ್ನು ಹೇಳುವುದು ಅಥವಾ ಸತ್ಯಕ್ಕೆ ದೂರವಾದ ನೆಪ ಹುಡುಕುವುದರ ವಿನಾ ಬೇರಾವುದೇ ದಾರಿಯಿಲ್ಲದ ಸಂದರ್ಭದಲ್ಲಿ - ಸತ್ಯಸಂಧನಾದ ಓರ್ವ ವ್ಯಕ್ತಿ ಸುಳ್ಳುಡುವುದರಿಂದ ದೂರವಿರುತ್ತಾ ವಾಸ್ತವಿಕತೆಯನ್ನು ಗೋಪ್ಯವಾಗಿಟ್ಟು ಕೇಡನ್ನು ಎದುರಿಸಲಿಕ್ಕಾಗಿ ಯಾವುದಾದರೂ ಮಾತನ್ನು ಹೇಳುವುದು ಅಥವಾ ಯಾವುದಾದರೂ ಯುಕ್ತಿಯನ್ನು ಪಾಲಿಸಲು ಪ್ರಯತ್ನಿಸುವುದು. ಪ್ರಸ್ತುತ ಸಂದರ್ಭದಲ್ಲಿ ಹ. ಯೂಸುಫ(ಅ) ಯಾವ ರೀತಿ ಧರ್ಮ ಸಮ್ಮತವಾದ 'ತಾರಿಯ'ದ ಶರತ್ತುಗಳನ್ನು ಸಾಧ್ಯಂತ ಈಡೇರಿಸಿದ್ದಾರೆ ಎಂಬುದು ಗಮನಾರ್ಹ. ಸಹೋದರನ ಒಪ್ಪಿಗೆ ಪಡೆದು ಅವನ ಸರಕಿನಲ್ಲಿ ಲೋಟಿಯನ್ನಿರಿಸಿದರು. ಆದರೆ ನೌಕರರಿಗೆ ಅವನ ಮೇಲೆ ಕಳ್ಳತನದ ಆರೋಪ ಹೊರಿಸುವಂತೆ ಹೇಳಲಿಲ್ಲ. ಅನಂತರ ಸರ್ಕಾರಿ ನೌಕರರು ಕಳ್ಳತನದ ಆರೋಪದಲ್ಲಿ ಅವರನ್ನು ಹಿಡಿದು ತಂದಾಗ ಸಾವಧಾನದಿಂದ ಅವರ ಶೋಧನೆ ನಡೆಸಲಾಯಿತು. ಅನಂತರ ಸಹೋದರರು, "ಬಿನ್ ಯಮೀನ್‌ನ ಬದಲಿಗೆ ನಮ್ಮಲ್ಲಿ ಯಾರನ್ನಾದರೂ ಇಟ್ಟುಕೊಳ್ಳಿರಿ" ಎಂದು ಹೇಳಿದಾಗ ಅದಕ್ಕುತ್ತರವಾಗಿ ಅವರ ಮಾತಿನ ಮೂಲಕವೇ ಅವರಿಗೆ ಎದಿರೇಟು ನೀಡಲಾಯಿತು, "ಯಾರ ಸರಕಿನಿಂದ ಸೊತ್ತು ಹೊರಬರುತ್ತದೋ ಅವನನ್ನು ಇರಿಸಿಕೊಳ್ಳಬೇಕೆಂಬುದು ನಿಮ್ಮ ತೀರ್ಮಾನವೇ ಆಗಿತ್ತು. ನಿಮ್ಮೆದುರಿನಲ್ಲೇ ಬಿನ್‌ಯಮೀನ್‌ನ ಸರಕಿನಿಂದ ನಮ್ಮ ಸೊತ್ತು ಹೊರಬಂದಿದೆ. ಆದ್ದರಿಂದ ನಾವು ಇವನನ್ನೇ ಇರಿಸಿಕೊಳ್ಳುತ್ತೇವೆ. ಇನ್ನೊಬ್ಬನನ್ನು ಅವನ ಬದಲಿಗೆ ಇರಿಸಿಕೊಳ್ಳಲು ಹೇಗೆ ಸಾಧ್ಯ?" ಎಂದು ಹೇಳಲಾಯಿತು.

<p>ಸುಲಭಗೊಳಿಸಿಬಿಟ್ಟಿತು.²³ ಚಿಂತಿಲ್ಲ; ಇದನ್ನೂ ತಾಳಿಕೊಳ್ಳುವೆನು; ಚೆನ್ನಾಗಿ ತಾಳಿಕೊಳ್ಳುವೆನು. ಅಲ್ಲಾಹನು ಅವರೆಲ್ಲರನ್ನೂ ತಂದು ನನ್ನೊಂದಿಗೆ ಸೇರಿಸಿಬಿಡಲೂ ಬಹುದು. ನಿಶ್ಚಯವಾಗಿಯೂ ಅಲ್ಲಾಹನು ಸರ್ವಜ್ಞನಾಗಿದ್ದು ಅವನ ಎಲ್ಲಾ ಕಾರ್ಯಗಳೂ ಯುಕ್ತಿಪೂರ್ಣವಾಗಿರುತ್ತವೆ" ಎಂದು ಹೇಳಿದರು.</p>	<p>جَمِيلٌ طَعَسَى اللَّهُ أَنْ يَأْتِيَنِي بِهِمْ جَمِيعًا إِنَّهُ هُوَ الْعَلِيمُ الْحَكِيمُ ﴿٥٧﴾</p>
<p>84. ಅನಂತರ ಅವರು (ಯಆಕೂಬರು) ಅವರಿಂದ ಮುಖ ತಿರುಗಿಸಿ ಕುಳಿತರು ಮತ್ತು 'ಹಾ! ಯೂಸುಫ್!' ಎಂದು ಪ್ರಲಾಪಿಸತೊಡಗಿದರು. ಅವರು ಒಳಗಿಂದೊಳಗೆ ಶೋಕಾತಿರೇಕ ದಿಂದ ಏದುಸಿರು ಬಿಡುತ್ತಿದ್ದರು ಮತ್ತು ಅವರ ಕಣ್ಣುಗಳು ಬಿಳುಪೇರಿ ಬಿಟ್ಟಿದ್ದುವು.</p>	<p>وَتَوَلَّى عَنْهُمْ وَقَالَ يَا أَسْفَىٰ عَلَىٰ يُونُسَ وَأَبْيَضَّتْ عَيْنُهُ مِنَ الْحُزْنِ فَهُوَ كَظِيمٌ ﴿٥٨﴾</p>
<p>85. ಪುತ್ರರು ಹೇಳಿದರು, "ಅಲ್ಲಾಹನಾಣೆ! ತಾವಂತು ಯೂಸುಫನನ್ನೇ ನೆನೆಸುತ್ತ ಅವನ ದುಃಖದಲ್ಲಿ ತಮ್ಮನ್ನು ತಾವೇ ಕರಗಿಸಿಬಿಡುವಿರಿ ಅಥವಾ ತಮ್ಮ ಜೀವವನ್ನೇ ನಾಶಗೊಳಿಸಿಕೊಳ್ಳುವಿರಿ."</p>	<p>قَالُوا تَاللَّهِ تَفْتُونَ تَادْكُمْ يُونُسَ حَتَّىٰ تَلُؤْنَ حَرَمًا أَوْ تَكُونَنَّ مِنَ الْهَالِكِينَ ﴿٥٩﴾</p>
<p>86. ಅವರು ಹೀಗೆ ಹೇಳಿದರು: "ನಾನು ನನ್ನ ತಲ್ಲಣ ಮತ್ತು ದುಃಖದ ಮೊರೆಯನ್ನು ಅಲ್ಲಾಹನ ಹೊರತು ಇನ್ನಾರೊಡನೆಯೂ ಇಡುವುದಿಲ್ಲ. ಅಲ್ಲಾಹನನ್ನು ನಾನು ತಿಳಿದುಕೊಂಡಂತೆ ನೀವು ತಿಳಿದಿಲ್ಲ.</p>	<p>قَالَ إِنَّمَا أَشْكُوا بَثِّي وَحُزْنِي إِلَى اللَّهِ وَأَعْلَمُ مِنَ اللَّهِ مَا لَا تَعْلَمُونَ ﴿٦٠﴾</p>
<p>87. ಓ ನನ್ನ ಮಕ್ಕಳೇ, ನೀವು ಹೋಗಿ ಯೂಸುಫನನ್ನೂ ಅವನ ತಮ್ಮನನ್ನೂ ಪತ್ತೆಹಚ್ಚಿರಿ. ಅಲ್ಲಾಹನ ಅನುಗ್ರಹದಿಂದ ನಿರಾಶರಾಗ ಬೇಡಿರಿ. ಅವನ ಅನುಗ್ರಹದಿಂದ ಸತ್ಯನಿಷೇಧಿಗಳು ಮಾತ್ರ ನಿರಾಶರಾಗುತ್ತಾರೆ."</p>	<p>يَا بَنِي إِدْهَبُوا فَتَحَسَّسُوا مِنْ يُونُسَ وَأَخِيهِ وَلَا تَأْكُسُوا مِنْ رَبِّ اللَّهِ إِنَّهُ لَا يَأْكُسُ مَنْ رَبِّ اللَّهِ إِلَّا الْقَوْمَ الْكَافِرُونَ ﴿٦١﴾</p>
<p>88. ಇವರು ಈಜಿಪ್ಟ್‌ಗೆ ಹೋಗಿ ಯೂಸುಫರ ಮುಂದೆ ಹಾಜರಾದಾಗ ಇವರು ಹೀಗೆ ಭಿನ್ನವಿಸಿದರು, "ಓ ಮಹಾನುಭಾವರೇ, ನಾವು ಮತ್ತು ನಮ್ಮ ಮಕ್ಕಳು ಮರಿಗಳು ಮಹಾ ಗಂಡಾಂತರದಲ್ಲಿ ಸಿಲುಕಿದ್ದೇವೆ. ನಾವು ಅತ್ಯಲ್ಪ ಬಂಡವಾಳ ತಂದಿದ್ದೇವೆ. ತಾವು</p>	<p>فَلَمَّا دَخَلُوا عَلَيْكَ قَالُوا يَا هَيْهَذَا الْعَزِيزُ مَسَّنَا وَأَهْلَنَّا الضُّرَّ وَجِئْنَا بِبِضَاعِكِ مُرْجَلًا كَأَوْفٍ لَنَا الْكَيْلَ وَتَصَدَّقْ</p>
<p>23. ಅರ್ಥಾತ್- ನಾನು ನನ್ನ ಮಗನ ಸಚ್ಚಾರಿತ್ಯದ ಬಗ್ಗೆ ಚೆನ್ನಾಗಿ ಬಲ್ಲೆ. ಆದರೆ ನನ್ನ ಮಗ ಒಂದು ಲೋಟಿಯನ್ನು ಕದಿಯುವ ಅಪರಾಧವೆಸಗಬಹುದು ಎಂದು ಭಾವಿಸುವುದು ನಿಮ್ಮ ಪಾಲಿಗೆ ಸುಲಭವಾಗಿದೆ. ಇದಕ್ಕೆ ಮೊದಲು ನಿಮ್ಮೋರ್ವ ಸಹೋದರನನ್ನು ಬೇಕಂತಲೇ ಕಾಣೆಯಾಗಿಸುವುದು ಮತ್ತು ಅವನ ಅಂಗಿಗೆ ಯಾವುದೋ ರಕ್ತವನ್ನು ತಾಗಿಸಿಕೊಂಡು ಬರುವುದು ನಿಮ್ಮ ಪಾಲಿಗೆ ಸುಲಭದ ಕೆಲಸವಾಗಿತ್ತು. ಈಗ ಮತ್ತೋರ್ವ ಸಹೋದರನನ್ನು ಕಳ್ಳನೆಂದು ಸಮ್ಮತಿಸಿ ಆ ಬಗ್ಗೆ ನನಗೆ ಸುದ್ದಿ ಮುಟ್ಟಿಸುವುದೂ ನಿಮ್ಮ ಪಾಲಿಗೆ ಸುಲಭವಾಗಿದೆ.</p>	

- ನಮಗೆ ಹೇರಳ ಧಾನ್ಯ ನೀಡಿರಿ ಮತ್ತು ನಮಗೆ ದಾನ ಮಾಡಿರಿ. ಅಲ್ಲಾಹನು ದಾನ ಮಾಡುವವರಿಗೆ ಪ್ರತಿಫಲ ನೀಡುತ್ತಾನೆ."
89. (ಇದನ್ನು ಕೇಳಿ ಯೂಸುಫರಿಗೆ ಸಹಿಸಲಾಗಲಿಲ್ಲ) ಅವರು (ಹೀಗೆ) ಹೇಳಿದರು: "ನೀವು ಅಜ್ಞಾನಿಗಳಾಗಿದ್ದಾಗ ಯೂಸುಫ್ ಮತ್ತು ಅವನ ತಮ್ಮನ ವಿಷಯದಲ್ಲಿ ಹೇಗೆ ವರ್ತಿಸಿದ್ದಿರೆಯೆಂದೂ ನಿಮಗೆ ತಿಳಿದಿದೆಯೇ?"
90. (ಅವರು ಬೆರಗಾಗಿ ಕೇಳಿದರು) "ಏನು? ನೀವು ಯೂಸುಫರೇ?" (ಆಗ) ಅವರು, "ಅಹುದು, ನಾನು ಯೂಸುಫ್ ಮತ್ತು ಇವನು ನನ್ನ ತಮ್ಮ. ಅಲ್ಲಾಹನು ನಮ್ಮ ಮೇಲೆ ಅನುಗ್ರಹ ತೋರಿದ್ದಾನೆ. ವಾಸ್ತವದಲ್ಲಿ ಭಯಭಕ್ತಿಯೊಂದಿಗೂ ಸಹನೆಯೊಂದಿಗೂ ಕಾರ್ಯವೆಸಗಿದರೆ ಅಲ್ಲಾಹನ ಬಳಿ ಇಂತಹ ಸಜ್ಜನರ ಪ್ರತಿಫಲ ವ್ಯರ್ಥ ಗೊಳ್ಳುವುದಿಲ್ಲ" ಎಂದರು.
91. ಅವರು (ಹೀಗೆ) ಹೇಳಿದರು, "ಅಲ್ಲಾಹನಾಣೆ! ನಿಮಗೆ ಅಲ್ಲಾಹನು ನಮ್ಮ ಮೇಲೆ ಶ್ರೇಷ್ಠತೆ ದಯಪಾಲಿಸಿದ್ದಾನೆ. ನಿಜಕ್ಕೂ ನಾವು ಅಪರಾಧಿಗಳಾಗಿದ್ದೆವು."
92. ಆಗ ಅವರು, "ಇಂದು ನಿಮ್ಮ ಮೇಲೆ ಯಾವ ದೋಷಾ ರೋಪಣೆಯೂ ಇಲ್ಲ. ಅಲ್ಲಾಹನು ನಿಮ್ಮನ್ನು ಕ್ಷಮಿಸಲಿ. ಅವನು ಎಲ್ಲರಿಗಿಂತಲೂ ಮಿಗಿಲಾದ ದಯಾಮಯನಾಗಿರುತ್ತಾನೆ."
93. ಹೋಗಿರಿ, ನನ್ನ ಈ ಅಂಗಿಯನ್ನು ಕೊಂಡು ಹೋಗಿರಿ ಮತ್ತು ನನ್ನ ತಂದೆಯವರ ಮುಖದ ಮೇಲೆ ಹಾಕಿಬಿಡಿರಿ. ಅವರ ದೃಷ್ಟಿ ಮರಳಿ ಬರುವುದು ಮತ್ತು ನಿಮ್ಮ ಕುಟುಂಬದವರನ್ನೆಲ್ಲ ನನ್ನ ಬಳಿಗೆ ಕರೆತನ್ನಿರಿ" ಎಂದರು.
94. ಈ ಕಾರವಾನವು (ಈಜಿಪ್ಟ್‌ನಿಂದ ಹೊರಟಾಗ) ಅವರ ತಂದೆಯು (ಕನ್ಆನ್‌ನಲ್ಲಿ ಹೀಗೆ) ಹೇಳಿದರು: "ನಾನು ಯೂಸುಫನ ಸುವಾಸನೆಯನ್ನು ಪಡೆಯುತ್ತಿದ್ದೇನೆ. ನೀವು ನನಗೆ ಮುದಿಭ್ರಾಂತಿಯುಂಟಾಗಿದೆ ಎಂದೇನೂ ಹೇಳಬೇಡಿರಿ."
95. ಆಗ ಮನೆಯವರು, "ಅಲ್ಲಾಹನಾಣೆ ನೀವಿನ್ನೂ ಅದೇ ಹಳೆಯ ಭ್ರಮೆಯಲ್ಲೇ ಬಿದ್ದಿರುವಿರಿ" ಎಂದರು.
- عَلَيْنَا إِنَّ اللَّهَ يَجْزِي الْمُتَصَدِّقِينَ ﴿٨٨﴾
- قَالَ هَلْ عَلِمْتُمْ مَا فَعَلْتُمْ بِيُوسُفَ وَأَخِيهِ إِذْ أَنْتُمْ جَاهِلُونَ ﴿٨٩﴾
- قَالُوا إِيَّاكَ لَأَنْتَ يُوسُفُ قَالَ أَنَا يُوسُفُ وَهَذَا أَخِي نَقَدْ مَنَّ اللَّهُ عَلَيْنَا إِنَّهُ مَنْ يَشَقِّ وَيَصْبِرْ فَارْتَبِ اللَّهُ لَا يُضِيعُ أَجْرَ الْمُحْسِنِينَ ﴿٩٠﴾
- قَالُوا تَاللَّهِ لَقَدْ أَشْرَكْنَا بِاللَّهِ عَالِينَ وَإِنْ كُنَّا لَخَاطِبِينَ ﴿٩١﴾
- قَالَ لَا تَثْرِيْبَ عَلَيْكُمْ الْيَوْمَ يَعْفُرُ اللَّهُ لَكُمْ وَهُوَ أَرْحَمُ الرَّحِيمِينَ ﴿٩٢﴾
- إِذْ هُمْ بِأَقْبَابِهِمْ هَدَا فَالْقَوْمُ عَلَى وَجْهِ أَبِي يَأْتِ بَصِيرًا وَأُنْتَوِي بِأَهْلِكُمْ أَجْمَعِينَ ﴿٩٣﴾
- وَلَمَّا فَصَلَتِ الْعَيْرُ قَالَ أَبُوهُمْ إِنِّي لَأَجِدُ رِيحَ يُوسُفَ لَوْلَا أَنْ تَفَتَّدُونِ ﴿٩٤﴾
- قَالُوا تَاللَّهِ إِيَّاكَ لَفِي ضَلَالِكَ الْقَدِيمِ ﴿٩٥﴾

96. ತರುವಾಯ ಸುವಾರ್ತೆ ತರುವವನು ಬಂದಾಗ ಅವನು ಯೂಸುಫರ ಅಂಗಿಯನ್ನು ಯಲ್‌ಕೂಬರ ಮುಖದ ಮೇಲೆ ಹಾಕಿದನು ಮತ್ತು ಒಮ್ಮೆಲೆ ಅವರ ದೃಷ್ಟಿ ಮರಳಿ ಬಂತು. ಆಗ ಅವರು ಹೇಳಿದರು, "ನಾನು ಮೊದಲೇ ಹೇಳುತ್ತಿರಲಿಲ್ಲವೇ? ನಾನು ಅಲ್ಲಾಹನ ಕಡೆಯಿಂದ ನಿಮಗೆ ತಿಳಿಯದುದನ್ನು ತಿಳಿಯುತ್ತೇನೆ."

فَلَمَّا أَنْ جَاءَ الْبَشِيرُ آفَافَهُ عَلَى وَجْهِهِ
فَأَمْتَدَّ بِصِيرًا قَالَ أَلَمْ أَقُلْ لَكُمْ
إِنِّي أَعْلَمُ مِنَ اللَّهِ مَا لَا تَعْلَمُونَ ﴿٩٦﴾

97. ಆಗ ಎಲ್ಲರೂ ಒಕ್ಕೊರಳಿನಿಂದ, "ಅಪ್ಪಾ, ತಾವು ನಮ್ಮ ಅಪರಾಧಗಳಿಗಾಗಿ ಕ್ಷಮೆ ಯಾಚಿಸಿರಿ. ನಿಜಕ್ಕೂ ನಾವು ಅಪರಾಧಿಗಳಾಗಿದ್ದೆವು" ಎಂದರು.

قَالُوا يَا بَانَا اسْتَغْفِرْ لَنَا ذُنُوبَنَا إِنَّا
كُنَّا خَاطِئِينَ ﴿٩٧﴾

98. ಆಗ ಅವರು, "ನಾನು ನನ್ನ ಪ್ರಭುವಿನೊಡನೆ ನಿಮ್ಮನ್ನು ಕ್ಷಮಿಸಲಿಕ್ಕಾಗಿ ಪ್ರಾರ್ಥಿಸುವೆನು. ಅವನು ಮಹಾ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ" ಎಂದರು.

قَالَ سَوْفَ أَسْتَغْفِرُ لَكُمْ رَبِّي إِنَّهُ
هُوَ الْغَفُورُ الرَّحِيمُ ﴿٩٨﴾

99. ಅನಂತರ ಇವರು ಯೂಸುಫರ ಬಳಿಗೆ ತಲಪಿದಾಗ ಅವರು ತಮ್ಮ ಮಾತಾಪಿತರನ್ನು ತನ್ನೊಂದಿಗೆ ಇರಿಸಿಕೊಂಡರು ಮತ್ತು (ತಮ್ಮ ಎಲ್ಲಾ ಕುಟುಂಬದವರೊಡನೆ) "ನೀವೆಲ್ಲರೂ ನಗರದೊಳಕ್ಕೆ ಪ್ರವೇಶಿಸಿರಿ. ಅಲ್ಲಾಹನಿಚ್ಚಿಸಿದರೆ ಇಲ್ಲಿ ಶಾಂತಿ ಸಮಾಧಾನಗಳೊಂದಿಗೆ ವಾಸಿಸುವಿರಿ" ಎಂದರು.

فَلَمَّا دَخَلُوا عَلَى يُوسُفَ أَوَى إِلَىٰ
أَبَوَيْهِ وَقَالَ ادْخُلُوا مِصْرَ إِن شَاءَ
اللَّهُ أَمِينٌ ﴿٩٩﴾

100. (ನಗರದೊಳಗೆ ಪ್ರವೇಶಿಸಿದ ತರುವಾಯ) ಅವರು ತಮ್ಮ ಮಾತಾಪಿತರನ್ನೆತ್ತಿ ತಮ್ಮ ಬಳಿ ಆಸನದಲ್ಲಿ ಕುಳಿರಿಸಿಕೊಂಡರು ಮತ್ತು ಎಲ್ಲರೂ ಅವರ ಮುಂದೆ ಸಜ್ಜೆ ಮಾಡಿದರು.²⁴ ಆಗ ಯೂಸುಫ್ ಇಂತೆಂದರು: "ಅಪ್ಪಾ, ನಾನು ಹಿಂದೆ ಕಂಡಿದ್ದ ಸ್ವಪ್ನದ ಫಲ ಇದಾಗಿರುತ್ತದೆ. ನನ್ನ ಪ್ರಭು ಅದನ್ನು ಸತ್ಯಗೊಳಿಸಿ

وَرَفَعَ أَبَوَيْهِ عَلَى الْعَرْشِ وَخَرُّوا لَهُ
سُجَّدًا ۗ وَقَالَ يَا أَبَتِ هَذَا تَأْوِيلُ
رُؤْيَايَ مِنْ قَبْلُ ۖ قَدْ جَعَلَهَا رَبِّي
حَقًّا وَقَدْ أَحْسَنَ بِي إِذْ أَخْرَجَنِي مِنَ

24. ಈ 'ಸಾಷ್ಟಾಂಗ' (ಸಜ್ಜೆ) ಎಂಬ ಪದದಿಂದ ಅನೇಕರು ತಪ್ಪುಕಲ್ಪನೆಗೆ ಒಳಗಾಗಿದ್ದಾರೆ. ಎಲ್ಲಿಯವರೆಗೆಂದರೆ ಇದನ್ನೇ ಆಧಾರವಾಗಿರಿಸಿ ರಾಜರುಗಳ ಮತ್ತು ಪೀಠಗಳ ಮುಂದೆ ವಂದನಾ ಸಾಷ್ಟಾಂಗ ಮತ್ತು ಗೌರವಸಾಷ್ಟಾಂಗ ಮಾಡುವ ಅವಕಾಶವನ್ನೂ ಒಂದು ವಿಭಾಗ ಹುಡುಕಿ ತೆಗೆದಿದೆ. ಇನ್ನು ಕೆಲವರು ಈ ಅರೋಚಕ ವಿಷಯದಿಂದ ನುಣುಚಿಕೊಳ್ಳಲಿಕ್ಕಾಗಿ ಅದನ್ನು ಹೀಗೆ ವಿವರಿಸಿದರು. ಹಿಂದಿನ ಶರೀಅತ್‌ನಲ್ಲಿ ಅಲ್ಲಾಹೇತರರಿಗೆ ಸಾಷ್ಟಾಂಗವೆರಗುವುದು ಮಾತ್ರ ನಿಷಿದ್ಧವಾಗಿತ್ತು. ಆರಾಧನಾ ಭಾವನೆಯಿಂದ ಮುಕ್ತವಾದ ಸಾಷ್ಟಾಂಗವನ್ನು ಇತರರಿಗೂ ಮಾಡಬಹುದಾಗಿತ್ತು. ಆದರೆ ಮುಹಮ್ಮದ್‌ರ(ಸ) ಮೂಲಕ ಬಂದ ಶರೀಅತ್‌ನಲ್ಲಿ ಎಲ್ಲಾ ವಿಧದ ಸಾಷ್ಟಾಂಗವನ್ನು ಅಲ್ಲಾಹೇತರರಿಗೆ ನಿಷಿದ್ಧಗೊಳಿಸಲಾಯಿತು. 'ಸಜ್ಜೆ' ಎಂಬ ಪದವನ್ನು ಆಧುನಿಕ ಪಾರಿಭಾಷಿಕದ ಆಧಾರದಲ್ಲಿ ಅರ್ಥೈಸಲಾಗಿರುವುದೇ ವಾಸ್ತವದಲ್ಲಿ ಈ ಎಲ್ಲಾ ತಪ್ಪುಕಲ್ಪನೆಗಳಿಗೂ ಕಾರಣವಾಗಿದೆ. ಅರ್ಥಾತ್ ಕೈ, ಮೋಣಕಾಲು ಮತ್ತು ಹಣೆಯನ್ನು ನೆಲಕ್ಕೆ ತಾಗಿಸುವುದು. ವಾಸ್ತವದಲ್ಲಿ 'ಸಜ್ಜೆ'ದ ಮೂಲಾರ್ಥ ಬಾಗುವುದು ಎಂದು ಮಾತ್ರವಾಗಿದೆ. ಇಲ್ಲಿಯೂ ಇದೇ ಅರ್ಥದಲ್ಲಿ ಈ ಪದ ಪ್ರಯೋಗವಾಗಿದೆ.

ಬಿಟ್ಟನು. ನನ್ನನ್ನು ಸೆರೆಮನೆಯಿಂದ ಬಿಡಿಸಿದುದೂ ತಮ್ಮನ್ನೆಲ್ಲಾ ಮರುಭೂಮಿಯಿಂದ ತಂದು ನನ್ನೊಂದಿಗೆ ಸೇರಿಸಿದುದೂ ಅವನ ಮಹದುಪಕಾರವಾಗಿದೆ. ವಸ್ತುತಃ ಶೈತಾನನು ನನ್ನ ಮತ್ತು ನನ್ನ ಸಹೋದರರ ನಡುವೆ ಪಿತೂರಿಯನ್ನುಂಟು ಮಾಡಿಬಿಟ್ಟಿದ್ದನು. ವಾಸ್ತವದಲ್ಲಿ ನನ್ನ ಪ್ರಭು ಗ್ರಹಿಸಲಾಗದಂತಹ ಯುಕ್ತಿಗಳಿಂದ ತನ್ನ ವಿಧಿಯನ್ನು ಪೂರ್ತೀಕರಿಸುತ್ತಾನೆ. ನಿಶ್ಚಯವಾಗಿಯೂ ಅವನು ಸರ್ವಜ್ಞನೂ ಧೀಮಂತನೂ ಆಗಿರುತ್ತಾನೆ.

السَّجْنِ وَجَاءَ بِكُمْ مِنَ الْبَدْوِ مِنْ بَعْدِ
أَنْ تَزْعُمَ الشَّيْطَانُ بَيْنِي وَبَيْنَ إِخْوَتِي
إِنَّ سِرِّي لَطَيْفٌ لِمَا يَشَاءُ إِنَّهُ هُوَ
الْعَلِيمُ الْحَكِيمُ ﴿١٠١﴾

101. ಓ ನನ್ನ ಪ್ರಭೂ, ನೀನು ನನಗೆ ಸಾಮ್ರಾಜ್ಯಾಧಿಕಾರವನ್ನು ದಯಪಾಲಿಸಿದೆ. ವಿಷಯಗಳ ಆಳವನ್ನರಿಯಲು ಕಲಿಸಿಕೊಟ್ಟೆ. ಓ ಆಕಾಶಗಳ ಮತ್ತು ಭೂಮಿಯ ನಿರ್ಮಾಪಕಾ! ಇಹದಲ್ಲೂ ಪರದಲ್ಲೂ ನೀನೇ ನನ್ನ ರಕ್ಷಕ ಮಿತ್ರನು. ನನ್ನನ್ನು ಮುಸ್ಲಿಮನನ್ನಾಗಿ ಅಂತ್ಯಗೊಳಿಸು ಮತ್ತು ಅಂತಿಮವಾಗಿ ಸಜ್ಜನರೊಂದಿಗೆ ಸೇರಿಸು.

رَبِّ قَدْ آتَيْتَنِي مِنَ الْمُلْكِ وَعَلَّمْتَنِي
مِنْ تَأْوِيلِ الْكَلِمَاتِ فَأَطَرَ السَّمَوَاتِ
وَ الْأَرْضِ أَنْتَ وَبِي فِي الدُّنْيَا وَالْآخِرَةِ
تَوَقَّئِي مُسْلِمًا وَ الْحَقِّنِي بِالصَّالِحِينَ ﴿١٠١﴾

102. ಓ ಪೈಗಂಬರರೇ, ನಿಮ್ಮ ಮೇಲೆ ಅವತೀರ್ಣಗೊಳಿಸುತ್ತಿರುವ ಈ ಚರಿತ್ರೆಯು ಅದೃಶ್ಯ ವೃತ್ತಾಂತಗಳಲ್ಲಾಗಿದೆ. ಅನ್ಯಥಾ ಯೂಸುಫರ ಸಹೋದರರು ಪರಸ್ಪರ ಒಮ್ಮತದೊಂದಿಗೆ ಕುತಂತ್ರ ಹೂಡಿದಾಗ ನೀವು ಅಲ್ಲಿರಲಿಲ್ಲ.

ذَلِكَ مِنْ أَنْبَاءِ الْغَيْبِ نُوحِيهِ إِلَيْكَ
وَ مَا كُنْتَ لَدَيْهِمْ إِذْ أَجْمَعُوا أَمْرَهُمْ
وَ هُمْ يَمْكُرُونَ ﴿١٠٢﴾

103. ಆದರೆ ನೀವು ಎಷ್ಟೇ ಆಗ್ರಹಿಸಿದರೂ ಇವರಲ್ಲಿ ಹೆಚ್ಚಿನವರು ವಿಶ್ವಾಸ ಹೊಂದುವವರಲ್ಲ.

وَ مَا أَكْثَرُ النَّاسِ وَ كَوَّحَصَتْ بِمُؤْمِنِينَ ﴿١٠٣﴾

104. ವಸ್ತುತಃ ನೀವು ಅವರಿಂದ ಈ ಸೇವೆಗೆ ಯಾವ ಪ್ರತಿಫಲವನ್ನೂ ಬೇಡುವುದಿಲ್ಲ. ಇದು ಜಗತ್ತಿನವರಿಗೊಂದು ಸಾರ್ವತ್ರಿಕ ಉಪದೇಶ.

وَ مَا تَسْأَلُهُمْ عَلَيْهِ مِنْ أَجْرٍ إِنْ هُوَ
إِلَّا ذِكْرٌ لِلْعَالَمِينَ ﴿١٠٤﴾

105. ಆಕಾಶಗಳಲ್ಲೂ ಭೂಮಿಯಲ್ಲೂ ಎಷ್ಟೋ ನಿದರ್ಶನಗಳಿವೆ. ಅವುಗಳನ್ನು ಇವರು ಹಾದು ಕೊಂಡು ಹೋಗುತ್ತಿರುತ್ತಾರೆ ಮತ್ತು ಅವುಗಳ ಕಡೆಗೆ ಕಿಂಚಿತ್ ಗಮನ ಹರಿಸುವುದಿಲ್ಲ.

وَ كَائِنٌ مِنْ آيَةٍ فِي السَّمَوَاتِ وَ الْأَرْضِ
يَمُرُّونَ عَلَيْهَا وَ هُمْ عَنْهَا مُعْرِضُونَ ﴿١٠٥﴾

106. ಇವರಲ್ಲಿ ಹೆಚ್ಚಿನವರು ಅಲ್ಲಾಹನನ್ನು ನಂಬುತ್ತಾರೆ. ಆದರೆ ಅವನೊಂದಿಗೆ ಇತರರನ್ನು ಸಹಭಾಗಿಗಳನ್ನಾಗಿಸಿಕೊಂಡು (ನಂಬುತ್ತಾರೆ).

وَ مَا يُبْذَرُ مِنْ أَكْثَرِهِمْ بِاللهِ إِلَّا
وَ هُمْ مُشْرِكُونَ ﴿١٠٦﴾

107. ಅಲ್ಲಾಹನ ಯಾತನೆಯ ಒಂದಂಶ ವಿಪತ್ತು ಧಟ್ಟನೆ ಇವರ ಮೇಲೆ ಬಿದ್ದುಬಿಡಲಾರದೆಂದು ಅಥವಾ ಲೋಕಾಂತ್ಯವಾಗುವ ಆ ಘಳಿಗೆಯು ಹಠಾತ್ತನೆ ಅವರ ಮೇಲೆ ಬಂದು ಬಿಡಲಾರದೆಂದು ಇವರೇನು ನಿಶ್ಚಿಂತರಾಗಿರುವರೇ?

أَفَأَمْتُوا أَنْ تَأْتِيَهُمْ غَاشِيَةٌ مِّنْ عَذَابِ اللَّهِ
أَوْ تَأْتِيَهُمُ السَّاعَةُ بَغْتَةً وَهُمْ لَا يَشْعُرُونَ ﴿١٠٧﴾

108. ನೀವು ಇವರೊಡನೆ ಸೃಷ್ಟವಾಗಿ ಹೇಳಿಬಿಡಿರಿ - "ಇದೇ ನನ್ನ ಮಾರ್ಗ. ನಾನು ಅಲ್ಲಾಹನ ಕಡೆಗೆ ಕರೆ ನೀಡುತ್ತೇನೆ. ನಾನೂ ನನ್ನ ಸಂಗಾತಿಗಳೂ ಸಂಪೂರ್ಣ ಪ್ರಕಾಶದಲ್ಲಿ ದಾರಿಗಾಣುತ್ತಿದ್ದೇವೆ. ಅಲ್ಲಾಹನು ಅತ್ಯಂತ ಪಾವನನು. ಸಹಭಾಗಿಗಳಾಗಿರುವವರೊಂದಿಗೆ ನನಗೆ ಯಾವ ಸಂಬಂಧವೂ ಇಲ್ಲ."

قُلْ هٰذِهِ سَبِيلِي اَدْعُوْا اِلَى اللّٰهِ عَلَىٰ بَصِيْرَةٍ
اَنَا وَمَنْ اَتَّبَعَنِي وَسُبْحٰنَ اللّٰهِ وَمَا اَنَا
مِنَ الْمُشْرِكِيْنَ ﴿١٠٨﴾

109. ಓ ಪೈಗಂಬರರೇ, ನಿಮಗಿಂತ ಮುಂಚೆ ನಾವು ಕಳುಹಿಸಿದ್ದ ಪ್ರವಾದಿಗಳೆಲ್ಲರೂ ಪುರುಷರೇ ಆಗಿದ್ದರು. ಆಯಾ ನಾಡುಗಳಲ್ಲೇ ವಾಸಿಸುವವರಲ್ಲಾಗಿದ್ದರು ಮತ್ತು ಅವರ ಕಡೆಗೇ ನಾವು 'ದಿವ್ಯವಾಣಿ'ಯನ್ನು ಕಳುಹಿಸುತ್ತಲಿದ್ದೆವು. ಇವರಿಗಿಂತ ಮುಂಚಿನ ಜನಾಂಗಗಳ ಪರಿಣಾಮವು ಇವರಿಗೆ ಕಾಣದಿರಬೇಕಾದರೆ ಇವರು ಭೂಮಿಯ ಮೇಲೆ ಸಂಚರಿಸಲಿಲ್ಲವೇ? (ಪ್ರವಾದಿಗಳ ಬೋಧನೆಯನ್ನು ಸ್ವೀಕರಿಸಿ) ದೇವಭಯವಿರಿಸಿಕೊಂಡವರಿಗೆ ನಿಶ್ಚಯವಾಗಿಯೂ ಪರಲೋಕ ಗೇಹವು ಇನ್ನಷ್ಟು ಉತ್ತಮ. ಇನ್ನಾದರೂ ನೀವು ವಿವೇಚಿಸಲಾರಿರಾ?

وَمَا اَرْسَلْنَا مِنْ قَبْلِكَ اِلَّا رِجَالًا نُّوحِيْ
اِلَيْهِمْ مِنْ اٰهْلِ الْقُرٰى اَفَلَمْ يَسِيْرُوْا فِي
الْاَرْضِ فَيَنْظُرُوْا كَيْفَ كَانَ عَاقِبَةُ الَّذِيْنَ
مِنْ قَبْلِهِمْ وَاَلَا اِنَّ الْاٰخِرَةَ خَيْرٌ لِّلَّذِيْنَ
اٰتَقَرُّوْا اَفَلَا تَعْقِلُوْنَ ﴿١٠٩﴾

110. (ಗತ ಪ್ರವಾದಿಗಳೂ ದೀರ್ಘಕಾಲದ ವರೆಗೆ ಬೋಧನೆ ನೀಡುತ್ತಲೇ ಇದ್ದರೂ ಜನರು ಕಿವಿ ಕೊಡಲಿಲ್ಲ) ಕೊನೆಗೆ ಪ್ರವಾದಿಗಳು ಜನರ ಬಗ್ಗೆ ನಿರಾಶೆಗೊಂಡಾಗ ಹಾಗೂ ಅವರೊಡನೆ ಸುಳ್ಳೇ ಹೇಳಲಾಗಿತ್ತೆಂದು ಜನರೂ ತಿಳಿದುಕೊಂಡಾಗ ಹಠಾತ್ತನೆ ನಮ್ಮ ಸಹಾಯವು ಪ್ರವಾದಿಗಳಿಗೆ ತಲಪಿತು. ಇಂತಹ ಸಂದರ್ಭ ಬಂದು ಬಿಟ್ಟಾಗ ನಮಗಿಷ್ಟು ಬಂದವರನ್ನು ರಕ್ಷಿಸಿಕೊಳ್ಳುವುದು ನಮ್ಮ ರೂಢಿ. ಅಪರಾಧಿಗಳ ಮೇಲಿಂದ ನಮ್ಮ ಯಾತನೆಯು ಎಷ್ಟಕ್ಕೂ ಸರಿಯಲಾರದು.



حَتّٰى اِذَا اسْتَيْسَسَ الرُّسُلُ وَظَنُّوْا اَنَّهٗمْ
قَدْ كُنُوْا بُوْءًا جَاءَهُمْ نَصْرُنَا فَنُجِّىْ مَنْ
نَّشَآءُ وَا لَا يَرُدُّ بَاسُنَا عَنِ الْقَوْمِ الْمُجْرِمِيْنَ ﴿١١٠﴾

111. ಗತ ಸಮುದಾಯಗಳ ಈ ಕಥೆಗಳಲ್ಲಿ ಬುದ್ಧಿಜೀವಿಗಳಿಗೆ ಪಾರವಿದೆ. ಕುರ್ಆನಿನಲ್ಲಿ ವಿವರಿಸಲ್ಪಡುತ್ತಿರುವುದೆಲ್ಲ ಕೃತಕ ವಿಷಯಗಳಲ್ಲ. ಪರಂತು ಇದಕ್ಕಿಂತ ಮುಂಚೆ ಬಂದಿರುವ ಗ್ರಂಥಗಳ ದೃಢೀಕರಣವೂ ಪ್ರತಿಯೊಂದು ವಿಷಯದ ವಿವರಣೆಯೂ²⁵ ಸತ್ಯವಿಶ್ವಾಸವನ್ನು ಸ್ವೀಕರಿಸಿಕೊಳ್ಳುವವರಿಗೆ ಸನ್ಮಾರ್ಗದರ್ಶನವೂ ಅನುಗ್ರಹವೂ ಆಗಿರುತ್ತದೆ.

لَقَدْ كَانَ فِي قَصَصِهِمْ عِبْرَةً لِّأُولِي الْأَلْبَابِ
مَا كَانَ حَدِيثًا يُفْتَرَىٰ وَلَٰكِن تَصَدِّقَ
الَّذِي بَيْنَ يَدَيْهِ وَتَفْصِيلَ كُلِّ
شَيْءٍ ۗ وَهُدًى وَرَحْمَةً لِّقَوْمٍ يُؤْمِنُونَ ﴿١١١﴾

﴿١١١﴾

25. ಅರ್ಥಾತ್- ಮನುಷ್ಯನ ಮಾರ್ಗದರ್ಶನಕ್ಕೆ ಅಗತ್ಯವಿರುವ ಎಲ್ಲಾ ವಿಷಯಗಳ ವಿವರಣೆ, ಕೆಲವರು "ಎಲ್ಲಾ ವಿಷಯಗಳ ವಿವರಣೆ" ಎಂದರೆ ಅನಗತ್ಯವಾಗಿ ಲೋಕದ ಸರ್ವಸ್ವದ ವಿವರಣೆ ಎಂದು ಭಾವಿಸುತ್ತಾರೆ. ಅನಂತರ ಅವರು ಕುರ್ಆನಿನಲ್ಲಿ ಕಾಡು, ವೈದ್ಯಕೀಯಶಾಸ್ತ್ರ, ಗಣಿತ ಮತ್ತಿತರ ಜ್ಞಾನ ಮತ್ತು ಕಲೆಗಳ ವಿವರಗಳು ಲಭ್ಯವಿಲ್ಲವಲ್ಲ ಎಂಬ ಗೊಂದಲಕ್ಕೆ ಈಡಾಗುತ್ತಾರೆ. ಇನ್ನು ಕೆಲವರು ಎಲ್ಲಾ ಕಲೆಗಳ ವಿವರಗಳನ್ನು ಕುರ್ಆನ್‌ನಿಂದ ಪಡೆಯಲು ಹೇಗಾದರೂ ಮಾಡಿ ಪ್ರಯತ್ನಿಸುತ್ತಾರೆ.



13. ಅರ್ರಾಹ್ಮನ್

(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಅಲಿಫ್ ಲಾಮಿಮ್ ರಾ. ಇವು ದೇವಗ್ರಂಥದ ಸೂಕ್ತಗಳು. ನಿಮ್ಮ ಪ್ರಭುವಿನ ಕಡೆಯಿಂದ ನಿಮಗೆ ಅವತೀರ್ಣಗೊಳಿಸಲ್ಪಟ್ಟುದೆ ಲ್ಲವೂ ಪರಮ ಸತ್ಯ. ಆದರೆ, (ನಿಮ್ಮ ಜನಾಂಗದ) ಹೆಚ್ಚಿನವರು ವಿಶ್ವಾಸವಿರಿಸುತ್ತಿಲ್ಲ.

التَّوَفَّيْتُكَ أَيُّ الْكِتَابِ وَالَّذِي
أُنزِلَ إِلَيْكَ مِنْ سَرَابٍ حَلَقٍ وَلَكِنَّ
أَكْثَرَ النَّاسِ لَا يُؤْمِنُونَ ①

2. ಆಕಾಶಗಳನ್ನೂ ನಿಮಗೆ ತೋರುವಂತಹ ಆಧಾರಗಳೇನೂ ಇಲ್ಲದೆಯೇ ನಿಲ್ಲಿಸಿದವನು¹ ಅಲ್ಲಾಹನೇ ಆಗಿರುತ್ತಾನೆ. ಅನಂತರ ಅವನು ವಿಶ್ವಸಿಂಹಾಸನಾರೂಢನಾದನು ಮತ್ತು ಅವನು ಸೂರ್ಯನನ್ನೂ ಚಂದ್ರನನ್ನೂ ಒಂದು ನಿಯಮಕ್ಕೊಳಪಡಿಸಿದನು. ಈ ಸಂಪೂರ್ಣ ವ್ಯವಸ್ಥೆಯ ಪ್ರತಿಯೊಂದು ವಸ್ತುವೂ ಒಂದು ನಿರ್ದಿಷ್ಟ ಕಾಲದ ವರೆಗೆ ನಡೆಯುತ್ತಿರುತ್ತದೆ. ಇವೆಲ್ಲ ಕಾರ್ಯಗಳನ್ನು ಅವನೇ ನಿಯಂತ್ರಿಸುತ್ತಿದ್ದಾನೆ. ನೀವು ನಿಮ್ಮ ಪ್ರಭುವನ್ನು ಭೇಟಿ ಯಾಗಲಿರುವ ಬಗ್ಗೆ ದೃಢ ನಂಬಿಕೆ ತಾಳಲಿಕ್ಕಾಗಿ ಅವನು ದೃಷ್ಟಾಂತಗಳನ್ನು ಸುಸ್ಪಷ್ಟವಾಗಿ ವಿವರಿಸುತ್ತಾನೆ.²

اللَّهُ الَّذِي رَفَعَ السَّمَوَاتِ بِغَيْرِ عَمَدٍ
تَرَوْنَهَا ثُمَّ اسْتَوَىٰ عَلَى الْعَرْشِ وَسَحَّرَ
الشَّمْسَ وَالْقَمَرَ كُلٌّ يَجْرِي لِأَجَلٍ
مُّسَمًّى يُدَبِّرُ الْأُمُورَ يُفَصِّلُ الْآيَاتِ
لَعَلَّكُمْ بِلِقَاءِ رَبِّكُمْ تُؤْمِنُونَ ②

1. ಬೇರೆ ಮಾತುಗಳಲ್ಲಿ ಹೇಳುವುದಾದರೆ ಆಕಾಶಗಳನ್ನು ಅಗೋಚರವಾದ ಮತ್ತು ಅನುಭವಕ್ಕೆ ಬಾರದ ಆಧಾರಗಳ ಮೇಲೆ ನಿಲ್ಲಿಸಿದನು. ಬಾಹ್ಯ ನೋಟಕ್ಕೆ ವಿಶಾಲವಾದ ಅಂತರಿಕ್ಷದಲ್ಲಿರುವ ಅಗಣಿತ ಗಗನ ಕಾಯಗಳನ್ನು ಹಿಡಿದಿಟ್ಟಿರುವಂತಹ ಯಾವ ವಸ್ತುವೂ ಕಂಡು ಬರುವುದಿಲ್ಲ. ಆದರೆ ಅಗೋಚರವಾದ ಶಕ್ತಿಯೊಂದು ಪ್ರತಿಯೊಂದನ್ನೂ ಅದರ ಸ್ಥಾನದಲ್ಲಿ ತಡೆದು ನಿಲ್ಲಿಸಿದೆ ಮತ್ತು ಈ ಭವ್ಯ ಕಾಯಗಳು ಭೂಮಿಯ ಮೇಲೆ ಅಥವಾ ಒಂದು ಇನ್ನೊಂದರ ಮೇಲೆ ಬೀಳದಂತೆ ತಡೆಯುತ್ತಿದೆ.

2. ಅರ್ಥಾತ್- ಅಲ್ಲಾಹನ ಪ್ರವಾದಿಯು ಯಾವ ವಾಸ್ತವಿಕತೆಗಳ ಸುದ್ದಿ ಮುಟ್ಟಿಸುತ್ತಿದ್ದಾರೋ ಅವು ನಿಜವಾಗಿಯೂ ವಸ್ತುಸ್ಥಿತಿಯಾಗಿದೆ. ನಿಸರ್ಗದ ಎಲ್ಲ ಕಡೆಗಳಲ್ಲೂ ಆ ಬಗ್ಗೆ ಸಾಕ್ಷ್ಯ ನುಡಿಯುವಂತಹ ದೃಷ್ಟಾಂತಗಳು ಇವೆ. ಜನರು ಕಣ್ತೆರೆದು ನೋಡಿದರೆ, ಕುರ್ಆನ್ ಯಾವೆಲ್ಲಾ ವಿಷಯಗಳ ಮೇಲೆ ವಿಶ್ವಾಸವಿಡಲು ಕರೆ ಕೊಡುತ್ತದೋ, ಭೂಮಿ-ಆಕಾಶಗಳಲ್ಲಿ ಹರಡಿರುವ ಅಸಂಖ್ಯ ದೃಷ್ಟಾಂತಗಳು ಅದನ್ನು ದೃಢೀಕರಿಸುತ್ತಿರುವುದನ್ನು ಅವರು ಕಾಣುವರು.

3. ಈ ಭೂಮಿಯನ್ನು ವಿಸ್ತರಿಸಿದವನೂ ಇದರಲ್ಲಿ ಪರ್ವತಗಳ ಗೂಟಗಳನ್ನು ನಾಟಿದವನೂ ನದಿಗಳನ್ನು ಹರಿಸಿದವನೂ ಅವನೇ. ಅವನೇ ಪ್ರತಿಯೊಂದು ವಿಧದ ಫಲಗಳ ಜೋಡಿಗಳನ್ನು ಸೃಷ್ಟಿಸಿದನು ಮತ್ತು ಅವನೇ ಹಗಲಿನ ಮೇಲೆ ಇರುಳನ್ನು ಆಚ್ಛಾದಿಸುತ್ತಾನೆ. ನಿಶ್ಚಯವಾಗಿಯೂ ಆಲೋಚಿಸುವವರಿಗೆ ಇವುಗಳಲ್ಲೆಲ್ಲ ಅನೇಕ ದೃಷ್ಟಾಂತಗಳಿವೆ.

وَهُوَ الَّذِي مَدَّ الْأَرْضَ وَجَعَلَ فِيهَا رِوَادًا وَسِيًّا وَأَنْهَارًا وَمِنْ كُلِّ الثَّمَرَاتِ جَعَلَ فِيهَا رُزُقَيْنِ أَنْتَيْنِ يُعْشَى الْيَلَّ النَّهَارَ إِنَّ فِي ذَلِكَ لَآيَاتٍ لِّقَوْمٍ يَتَفَكَّرُونَ ③

4. ಭೂಮಿಯಲ್ಲಿ ಒಂದಕ್ಕೊಂದು ತಾಗಿಕೊಂಡಿರುವ ಬೇರೆ ಬೇರೆ ಭೂಭಾಗಗಳಿವೆ. ದ್ರಾಕ್ಷಾ ತೋಟಗಳಿವೆ, ಹೊಲಗಳಿವೆ, ಖಜೂರದ ಮರಗಳೂ ಇದ್ದು ಅವುಗಳಲ್ಲಿ ಕೆಲವು ಒಂದೇ ಕಾಂಡದಿಂದ ಮೇಲೆದ್ದು ಕವಲೊಡೆಯದವುಗಳೂ ಇನ್ನು ಕೆಲವು ಕವಲೊಡೆಯದವುಗಳೂ ಇವೆ. ಇವೆಲ್ಲವುಗಳೂ ಒಂದೇ ನೀರಿನಿಂದ ತೋಯಿಸಲ್ಪಡುತ್ತವೆ. ಆದರೆ ನಾವು ರುಚಿಯಲ್ಲಿ ಕೆಲವನ್ನು ಮೇಲ್ತರದ್ದಾಗಿಯೂ ಇನ್ನು ಕೆಲವನ್ನು ಕೀಳರದ್ದಾಗಿಯೂ ಮಾಡಿ ಬಿಡುತ್ತೇವೆ. ಇವೆಲ್ಲವುಗಳಲ್ಲಿಯೂ ವಿವೇಕಮತಿಗಳಿಗೆ ಅನೇಕ ದೃಷ್ಟಾಂತಗಳಿವೆ.

وَفِي الْأَرْضِ قِطْعٌ مُّتَجَرِّرَاتٌ وَجِبْتٌ مِّنْ أَعْنَابٍ وَزُرْعٌ وَنَخِيلٌ صِنَوَانٌ وَغَيْرُ صِنَوَانٍ يُسْقَى بِسَاءٍ وَاحِدٍ وَنُفِضَ لِبَعْضِهَا عَلَى بَعْضٍ فِي الْأَرْضِ إِنَّ فِي ذَلِكَ لَآيَاتٍ لِّقَوْمٍ يَعْقِلُونَ ④

5. ನೀವು ಆಶ್ಚರ್ಯಪಡುವುದಾದರೆ, "ನಾವು ಸತ್ತು ಮಣ್ಣಾಗಿ ಹೋದ ಬಳಿಕ ಪುನರಪಿ ಸೃಷ್ಟಿಸಲ್ಪಡುವೆವೋ?" ಎಂದು ಪ್ರಶ್ನಿಸುವವರ ಮಾತು ಆಶ್ಚರ್ಯಪಡತಕ್ಕದ್ದೇ ಆಗಿದೆ. ಇವರು ತಮ್ಮ ಪ್ರಭುವನ್ನು ನಿಷೇಧಿಸಿದವರು.³ ಇವರು ಕೊರಳಲ್ಲಿ ಕೋಳ ಬಿದ್ದವರು.⁴ ಇವರೇ ನರಕದವರು ಮತ್ತು ನರಕದಲ್ಲಿ ಸದಾ ಉಳಿಯುವವರು.

وَإِنْ تَعَجَّبَ فَعَجَبٌ قَوْلُهُمْ إِذْ أُنزِلَتْ آيَاتُنَا آتَانَا أَنْفَىٰ خَلْقٍ جَدِيدٍ هُوَ أَوْلَىٰكَ الَّذِينَ كَفَرُوا بِرَبِّهِمْ وَأُولَٰئِكَ الْأَكْفَلُ فِي أَعْيُنِهِمْ وَأُولَٰئِكَ أَصْحَابُ النَّارِ هُمْ فِيهَا خَالِدُونَ ⑤

6. ಇವರು ಒಳಿತಿಗಿಂತ ಮೊದಲು ಕೆಡುಕಿಗಾಗಿ ಆತುರ ಪಡುತ್ತಿದ್ದಾರೆ.⁵ ವಸ್ತುತಃ ಇವರಿಗಿಂತ ಮುಂಚೆ (ಈ ರೀತಿ ನಡೆದವರ ಮೇಲೆ ಅಲ್ಲಾಹನ ಯಾತನೆಯ) ಬೋಧಪ್ರದವಾದ ದೃಷ್ಟಾಂತಗಳು

وَيَسْتَعْجِلُونَكَ بِالسَّيِّئَةِ قَبْلَ الْحَسَنَةِ وَقَدْ خَلَقْنَا مِنْ قَبْلِهِمُ الْمُثَلَّثَاتُ وَإِنَّ

3. ಅರ್ಥಾತ್- ಪರಲೋಕವನ್ನು ನಿರಾಕರಿಸುವ ಮೂಲಕ ಅವರು ಅಲ್ಲಾಹನನ್ನೂ ಅವನ ಮಹಿಮೆ ಮತ್ತು ಯುಕ್ತಿಯನ್ನೂ ನಿರಾಕರಿಸುತ್ತಾರೆ. ನಾವು ಮಣ್ಣಲ್ಲಿ ಸೇರಿಹೋದ ಬಳಿಕ ಮತ್ತೊಮ್ಮೆ ಸೃಷ್ಟಿಸಲ್ಪಡುವುದು ದುಃಸಾಧ್ಯ ಎಂದು ಅವರು ಹೇಳುತ್ತಾರೆ. ಅವರ ಹೇಳಿಕೆಯಲ್ಲಿ ಅವರನ್ನು ಸೃಷ್ಟಿಸಿದ ದೇವನು ಅಶಕ್ತನೂ, ಅಸಹಾಯಕನೂ, ತಿಳಿಗೇಡಿಯೂ, ಬುದ್ಧಿಹೀನನೂ ಆಗಿದ್ದಾನೆಂಬ ಅರ್ಥವೂ ಅಡಕವಾಗಿದೆ. (ಶಾಂತಂ ಪಾಪಂ)

4. ಕೊರಳಲ್ಲಿ ಕೋಳ ಬಿದ್ದಿರುವುದು ಸೆರೆಯಾಳಾಗಿರುವುದರ ಸಂಕೇತವಾಗಿದೆ. ಅವರ ಕೊರಳಲ್ಲಿ ಕೋಳ ಬಿದ್ದಿವೆ ಎಂದರೆ ಅವರು ತಮ್ಮ ಅಜ್ಞಾನ, ಜಿಗುಟುತನ, ಮನಃಸೇಚ್ಛೆ ಮತ್ತು ಹಿರಿಯರ ಅಧಾನುಕರಣೆಯ ದಾಸರಾಗಿ ಮಾರ್ಪಟ್ಟಿರುವರು. ಅವರು ಸ್ವತಂತ್ರವಾಗಿ ಆಲೋಚಿಸಲಾರರು. ಅವರು ತಮ್ಮ ಪೂರ್ವಗ್ರಹಗಳಲ್ಲಿ ಹೇಗೆ ಸಿಲುಕಿಕೊಂಡಿರುವರೆಂದರೆ ಅವರು ಪರಲೋಕದ ಮೇಲೆ ವಿಶ್ವಾಸ ವಿಡಲಾರರು. ಅದು ಸಾಧ್ಯಂತ ಸತ್ಯವಾದುದಾದರೂ ಸರಿಯೇ. ಪರಲೋಕದ ನಿರಾಕರಣೆಯಲ್ಲಿ ಅವರು ದೃಢವಾಗಿ ನಿಲ್ಲುತ್ತಾರೆ. ಅದು ಎಷ್ಟು ಅಸಮಂಜಸವಾದ ಕಲ್ಪನೆಯಾದರೂ ಸರಿಯೇ.

5. ಅರ್ಥಾತ್- ಯಾತನೆಯನ್ನು ಅಪೇಕ್ಷಿಸುತ್ತಿದ್ದಾರೆ.

ಗತಿಸಿ ಹೋಗಿವೆ. ವಾಸ್ತವದಲ್ಲಿ ನಿನ್ನ ಪ್ರಭು ಜನರ ಅತಿರೇಕಗಳನ್ನು ಲೆಕ್ಕಿಸದೆ ಕ್ಷಮಾದಾನ ಮಾಡುವವನು ಮತ್ತು ನಿನ್ನ ಪ್ರಭು ಘೋರ ಶಿಕ್ಷೆಗೆ ಗುರಿಪಡಿಸುವವನು ಎಂಬುದೂ ಪರಮಾರ್ಥ.

7. ನಿಮ್ಮನ್ನು ನಿಷೇಧಿಸಿದವರು- "ಈ ವ್ಯಕ್ತಿಯ ಮೇಲೆ ಇವನ ಪ್ರಭುವಿನ ಕಡೆಯಿಂದ ಯಾವುದಾದರೊಂದು ನಿದರ್ಶನವೇಕೆ ಇಳಿದಿಲ್ಲ?" ಎಂದು ಕೇಳುತ್ತಾರೆ. ನೀವಂತು ಕೇವಲ ಎಚ್ಚರಿಕೆ ಕೊಡುವವರಾಗಿರುತ್ತೀರಿ ಮತ್ತು ಪ್ರತಿಯೊಂದು ಜನಾಂಗಕ್ಕೂ ಓರ್ವ ಮಾರ್ಗದರ್ಶಕನಿದ್ದಾನೆ.

8. ಅಲ್ಲಾಹನು ಪ್ರತಿಯೋರ್ವ ಗರ್ಭಿಣಿಯ ಗರ್ಭವನ್ನು ಅರಿತಿರುತ್ತಾನೆ. ಅದರಲ್ಲಾಗುವ ವೃದ್ಧಿ-ಕ್ಷಯಗಳನ್ನೂ ಅರಿತಿರುತ್ತಾನೆ ಮತ್ತು ಪ್ರತಿಯೊಂದು ವಸ್ತುವಿಗೂ ಅವನಲ್ಲೊಂದು ಪ್ರಮಾಣ ನಿಶ್ಚಯ ವಾಗಿರುತ್ತದೆ.

9. ಅವನು ಎಲ್ಲ ಪ್ರತ್ಯಕ್ಷಾಪ್ರತ್ಯಕ್ಷಗಳ ಜ್ಞಾನಿ. ಅವನು ಅತಿ ಮಹಾನನು ಮತ್ತು ಚಿರೋನ್ನತನು.

10. ನಿಮ್ಮಲ್ಲಾರಾದರೂ ಸ್ವರವೆತ್ತಿ ಮಾತಾಡಲಿ ಅಥವಾ ಮೆಲುದನಿಯಿಂದ ಮಾತಾಡಲಿ, ನಿಶಾಂಧಕಾರದಲ್ಲಿ ಅಡಗಿರಲಿ ಯಾ ಹಗಲಿನ ಬೆಳಕಿನಲ್ಲಿ ಚಲಿಸುತ್ತಿರಲಿ ಅವನ ಮಟ್ಟಿಗೆ ಎಲ್ಲವೂ ಸರಿಸಮಾನ.

11. ಅವನಿಂದ ನೇಮಕಗೊಂಡ ಕಾವಲುಗಾರರು ಪ್ರತಿಯೊಬ್ಬನ ಮುಂದೆಯೂ ಹಿಂದೆಯೂ ಇದ್ದಾರೆ. ಅವರು ಅಲ್ಲಾಹನ ಅಪ್ಪಣೆಯಿಂದ ಅವನ ಮೇಲ್ವಿಚಾರಣೆ ನಡೆಸುತ್ತಿರುತ್ತಾರೆ. ವಾಸ್ತವದಲ್ಲಿ ಒಂದು ಜನಾಂಗವು ಸ್ವತಃ ತಾನೇ ತನ್ನ ಸ್ಥಿತಿಯನ್ನು ಬದಲಾಯಿಸಿ ಕೊಳ್ಳುವವರೆಗೂ ಅಲ್ಲಾಹನು ಅದರ ಸ್ಥಿತಿಯನ್ನು ಬದಲಾಯಿಸುವುದಿಲ್ಲ. ಅಲ್ಲಾಹನು ಯಾವುದಾದರೊಂದು ಜನಾಂಗಕ್ಕೆ ಕೇಡುಂಟುಮಾಡುವ ನಿರ್ಧಾರ ಕೈಗೊಂಡರೆ ಅದನ್ನು ಯಾರಿಂದಲೂ ತಡೆಯಲಾಗದು ಮತ್ತು ಇಂತಹ ಜನಾಂಗಕ್ಕೆ ಅಲ್ಲಾಹನ ಎದುರಾಗಿ ಯಾವ ಸಹಾಯಕನೂ ಸಿಗಲಾರನು.

12. ನಿಮ್ಮ ಮುಂದೆ ಮಿಂಚುಗಳನ್ನು ಮಿಂಚಿಸುವವನು ಅವನೇ. ಅವುಗಳನ್ನು ಕಂಡು ನಿಮಗೆ ಅಂಜಿಕೆಯೂ ಆಸೆಯೂ ಉಂಟಾಗುತ್ತವೆ. ಜಲಭರಿತವಾದ ಮೇಘಗಳನ್ನು ಮೇಲೇರಿಸುವವನೂ ಅವನೇ.

رَبِّكَ لَدَا مَغْفِرَةً لِلنَّاسِ عَلَى ظُلْمِهِمْ
وَإِنَّ رَبَّكَ لَشَدِيدُ الْعِقَابِ ①

وَيَقُولُ الَّذِينَ كَفَرُوا لَوْلَا نُزِّلَ
عَلَيْهِ آيَةٌ مِّن رَّبِّهِ ط إِنَّمَا أَنْتَ
مُنذِرٌ وَإِكْلِ قَوْمٍ هَادٍ ②

اللَّهُ يَعْلَمُ مَا تَحْمِلُ كُلُّ أُنْثَىٰ وَ مَا
تَعْبِثُ الْأَكْرَامُ وَمَا تَرْدُدُ أَطْوَىٰ
شَيْءٍ عِنْدَهُ بِمِقْدَارٍ ③

عِلْمُ الْغَيْبِ وَالشَّهَادَةُ الْكَبِيرُ الْمُنْعَالِ ④

سَوَاءٌ مِنْكُمْ مَّنْ أَسَرَ الْقَوْلَ وَمَنْ
جَهَرَ بِهِ وَمَنْ هُوَ مُسْتَخْفٍ بِأَلْيَلٍ
وَ سَارِبٍ بِالنَّهَارِ ⑤

لَهُ مَعْقِبَاتٌ مِّن بَيْن يَدَيْهِ وَمَنْ
خَلْفَهُ يَحْفَظُونَهُ مِنْ أَمْرِ اللَّهِ ط إِنَّ
اللَّهَ لَا يُعَيِّرُ مَا بِقَوْمٍ حَتَّىٰ يُعَيِّرُوهُ
بِأَنفُسِهِمْ ط وَإِذَا أَرَادَ اللَّهُ بِقَوْمٍ سُوءًا
فَلَا مَرَدَّ لَهُ ⑥ وَمَا لَهُمْ مِنْ دُونِهِ مِنْ آلٍ ⑦

هُوَ الَّذِي يُرِيكُمُ الْبَرْقَ خَوْفًا وَطَمَعًا
وَ يُنْشِئُ السَّحَابَ الثِّقَالَ ⑧

13. ಮೋಡಗಳ ಘರ್ಜನೆಯು ಅವನ ಸ್ತೋತ್ರದೊಂದಿಗೆ ಅವನ ಕೀರ್ತನೆ ಮಾಡುತ್ತದೆ ಮತ್ತು ದೇವಚರರು ಅವನ ಭೀತಿಯಿಂದ ನಡುಗುತ್ತ ಅವನ ಕೀರ್ತನೆ ಮಾಡುತ್ತಾರೆ. ಅವನು ಸಿಡಿಲುಗಳನ್ನು ಕಳುಹಿಸುತ್ತಾನೆ ಮತ್ತು (ಅನೇಕ ವೇಳೆ) ಜನರು ಅಲ್ಲಾಹನ ವಿಷಯದಲ್ಲಿ ಜಗಞ್ಜಾಡುತ್ತಿರುವಾಗಲೇ ಅವುಗಳನ್ನು ತನಗಿಷ್ಟ ಬಂದವರ ಮೇಲೆ ಎರಗಿಸಿ ಬಿಡುತ್ತಾನೆ. ವಾಸ್ತವದಲ್ಲಿ ಅವನು ಅತ್ಯಂತ ಪ್ರಬಲನು.

وَيُسَبِّحُ الرَّعْدُ بِحَمْدِهِ وَالْمَلَائِكَةُ
مِنْ خِيفَتِهِ وَيُرْسِلُ الصَّوَاعِقَ فَيُصِيبُ
بِهَا مَنْ يَشَاءُ وَهُمْ يُجَادِلُونَ فِي اللَّهِ
وَ هُوَ شَدِيدُ الْحِجَالِ ۝

14. ಅವನನ್ನು ಮಾತ್ರ ಪ್ರಾರ್ಥಿಸುವುದೇ ಸರಿ.⁷ ಅವನನ್ನು ಬಿಟ್ಟು ಇವರು ಮೊರೆಯಿಡುತ್ತಿರುವ ಇತರರು ಇವರ ಪ್ರಾರ್ಥನೆಗೆ ಯಾವ ಉತ್ತರವನ್ನೂ ಕೊಡಲಾರರು. ಅವರನ್ನು ಕೂಗಿ ಕರೆಯುವುದೆಂದರೆ - ಒಬ್ಬನು ನೀರಿದ್ದ ಕಡೆಗೆ ಕೈಗಳೆರಡನ್ನೂ ಚಾಚಿ, ನೀನು ನನ್ನ ಬಾಯಿಗೆ ಬಾ ಎಂದು ಅದರೊಡನೆ ಪ್ರಾರ್ಥಿಸಿ ಕೊಂಡಂತೆ. ವಸ್ತುತಃ ನೀರು (ತಾನಾಗಿ) ಅವನ ಬಳಿಗೆ ತಲಪಲಾರದು. ಇದೇ ರೀತಿಯಲ್ಲಿ ಸತ್ಯನಿಷೇಧಿಗಳ ಪ್ರಾರ್ಥನೆಗಳೂ ಗುರಿ ಮುಟ್ಟಲಾರವು.

لَهُ دَعْوَةُ الْحَقِّ وَالَّذِينَ يَدْعُونَ مِنْ
دُونِهِ لَا يَسْتَجِيبُونَ لَهُمْ بِشَيْءٍ إِلَّا
كِبَاسٌ مَّكَتَّبٌ إِلَى الْمَاءِ لِيَبْلُغَ فَاهُ وَمَا
هُوَ بِبَالِعِلْمٍ وَمَا دُعَاؤُ الْكَافِرِينَ إِلَّا فِي ضَلَالٍ ۝

15. ಆಕಾಶಗಳಲ್ಲೂ ಭೂಮಿಯಲ್ಲೂ ಇರುವ ಪ್ರತಿಯೊಂದು ವಸ್ತುವೂ ಇಚ್ಛಾಪೂರ್ವಕವಾಗಿಯೋ ಅನಿಚ್ಛಾಪೂರ್ವಕವಾಗಿಯೋ 'ಸಾಷ್ಟಾಂಗ' ಮಾಡುತ್ತಿರುವುದು* ಅಲ್ಲಾಹನಿಗೇ ಆಗಿರುತ್ತದೆ ಮತ್ತು ಸಕಲ ವಸ್ತುಗಳ ನೆರಳುಗಳು ಬೆಳಗು ಬೈಗುಗಳಲ್ಲಿ ಅವನ ಮುಂದೆ ಬಾಗುತ್ತವೆ.⁹

وَاللَّهُ يَسْجُدُ مَنْ فِي السَّمَوَاتِ وَالْأَرْضِ
طَوْعًا وَكَرْهًا وَظِلْمُهُمُ بِالْغُدُوِّ وَالْآصَالِ ۝

6. ಅರ್ಥಾತ್- ಗಾಳಿಯನ್ನು ಬೀಸುವ, ಆವಿಯನ್ನು ಮೇಲೇರಿಸುವ, ದಟ್ಟ ಮೋಡಗಳನ್ನು ಒಟ್ಟು ಸೇರಿಸುವ, ಮಿಂಚನ್ನು ಮಳೆಗೆ ಹೇತುವನ್ನಾಗಿ ಮಾಡುವ ಮತ್ತು ಈ ರೀತಿ ಭೂಮಿಯ ಎಲ್ಲಾ ಸೃಷ್ಟಿಗಳಿಗೆ ನೀರಿನ ವ್ಯವಸ್ಥೆ ಮಾಡುವ ದೇವನು ತನ್ನ ಸಾಮರ್ಥ್ಯ ಮತ್ತು ಯುಕ್ತಿಗಳಲ್ಲಿ ಪರಿಪೂರ್ಣನು. ತನ್ನ ಗುಣವಿಶೇಷತೆಗಳಲ್ಲಿ ಯಾವುದೇ ರೀತಿಯ ದೋಷವಿಲ್ಲದವನು. ತನ್ನ ದೇವತ್ವದಲ್ಲಿ ಯಾವುದೇ ಸಹಭಾಗಿತ್ವ ಇಲ್ಲದವನು - ಎಂದು ಮೋಡಗಳ ಗುಡುಗು ಸಾರಿ ಹೇಳುತ್ತದೆ. ಪ್ರಾಣಿಗಳು ಕೇಳುವಂತೆ ಅದನ್ನು ಕೇಳುವವರು ಮೋಡಗಳಿಂದ ಗುಡುಗಿನ ಸದ್ದನ್ನು ಮಾತ್ರ ಕೇಳುತ್ತಾರೆ. ಆದರೆ ಪ್ರಜ್ಞಾವಂತ ಕಿವಿಗಳನ್ನು ಹೊಂದಿರುವವರು ಮೋಡಗಳ ಗುಡುಗಿನಲ್ಲಿ ಏಕದೇವತ್ವದ ಘೋಷಣೆಯನ್ನು ಆಲಿಸುತ್ತಾರೆ.

7. ಪ್ರಾರ್ಥಿಸುವುದು ಎಂದರೆ ತನ್ನ ಬೇಡಿಕೆಗಳ ಈಡೇರಿಕೆಯಲ್ಲಿ ನೆರವಾಗುವಂತೆ ಪ್ರಾರ್ಥಿಸುವುದಾಗಿದೆ. ಅರ್ಥಾತ್ ಬಯಕೆಗಳ ಈಡೇರಿಕೆ ಮತ್ತು ಕಷ್ಟ ಪರಿಹಾರದ ಸಂಪೂರ್ಣ ಅಧಿಕಾರ ಅಲ್ಲಾಹನ ಹಸ್ತದಲ್ಲೇ ಇದೆ. ಆದ್ದರಿಂದ ಅವನೊಡನೆ ಪ್ರಾರ್ಥಿಸುವುದು ಮಾತ್ರ ಸರಿಯಾದುದಾಗಿದೆ.

8. ಸಾಷ್ಟಾಂಗವೆರಗುವುದೆಂದರೆ ಅನುಸರಣೆಯಲ್ಲಿ ಬಾಗುವುದು, ಆಜ್ಞೆಯನ್ನು ಪಾಲಿಸುವುದು ಮತ್ತು ಶಿರಸಾ ವಹಿಸಿ ಅನುಸರಿಸುವುದು ಎಂದಾಗಿದೆ.

16. ಆಕಾಶಗಳ ಮತ್ತು ಭೂಮಿಯ ಪ್ರಭು ಯಾರೆಂದು ಇವರನ್ನು ಕೇಳಿರಿ- ಹೇಳಿರಿ, 'ಅಲ್ಲಾಹ್'- ಹಾಗಿದ್ದರೆ ಹೇಳಿರಿ- "ವಸ್ತುಸ್ಥಿತಿ ಇದಾಗಿರುವಾಗ ನೀವು ಅವನನ್ನು ಬಿಟ್ಟು ಸ್ವತಃ ತಮಗೇ ಏನಾದರೂ ಲಾಭ-ನಷ್ಟ ಮಾಡುವ ಅಧಿಕಾರವಿಲ್ಲದಂತಹವರನ್ನು ನಿಮ್ಮ ರಕ್ಷಕ ಮಿತ್ರರನ್ನಾಗಿರಿಸಿಕೊಂಡಿರುತ್ತೀರಾ?" ಹೇಳಿರಿ- ಕುರುಡನೂ ದೃಷ್ಟಿಯುಳ್ಳವನೂ ಸರಿಸಮಾನರೇ? ಪ್ರಕಾಶವೂ ಅಂಧಕಾರಗಳೂ ಸರಿಸಮಾನವೇ? ಹಾಗಿಲ್ಲದಿದ್ದರೆ ಇವರು ಮಾಡಿಕೊಂಡಿರುವ ಸಹಭಾಗಿಗಳೂ ಅಲ್ಲಾಹನ ಹಾಗೆಯೇ ಏನನ್ನಾದರೂ ಸೃಷ್ಟಿಸಿದ್ದುಂಟೇ? ಆ ಕಾರಣದಿಂದ ಸೃಷ್ಟಿಯ ವಿಷಯವು ಅವರಿಗೆ ಅಸ್ಪಷ್ಟವಾಗಿಬಿಟ್ಟಿತೇ? ಹೇಳಿರಿ- ಸಕಲ ವಸ್ತುಗಳ ಸೃಷ್ಟಿಕರ್ತನು ಅಲ್ಲಾಹನು ಮಾತ್ರ ಮತ್ತು ಅವನು ಏಕೈಕನೂ ಅಜೇಯನೂ ಆಗಿರುತ್ತಾನೆ.

قُلْ مَنْ رَبُّ السَّمَوَاتِ وَالْأَرْضِ قُلِ اللَّهُ قُلْ أَنَا تَخَذْتُمْ مِنْ دُونِهِ أَوْلِيَاءَ لَا يَمْلِكُونَ لِأَنفُسِهِمْ نَفْعًا وَلَا ضَرًّا قُلْ هَلْ يَسْتَوِي الْأَعْمَىٰ وَالْبَصِيرُ ۗ أَمْ هَلْ تَسْتَوِي الظُّلُمَاتُ وَالنُّورُ ۗ أَمْ جَعَلُوا لِلَّهِ شُرَكَاءَ خَلَقُوا كَخَلْقِهِ فَتَشَابَهَ الْخَلْقُ عَلَيْهِمْ قُلِ اللَّهُ خَالِقُ كُلِّ شَيْءٍ ۖ وَهُوَ الْوَاحِدُ الْقَهَّارُ ﴿١٦﴾

17. ಅಲ್ಲಾಹನು ಆಕಾಶದಿಂದ ಮಳೆ ಸುರಿಸಿದನು. ಪ್ರತಿಯೊಂದು ನದಿ-ನಾಲೆ ಅದನ್ನು ತನ್ನಲ್ಲಿ ತುಂಬುವಷ್ಟನ್ನು ಕೊಂಡೊಯ್ದಿತು. ತರುವಾಯ ಮಹಾಪೂರವೆದ್ದಾಗ ಮೇಲ್ತಳದಲ್ಲಿ ನೊರೆಯೂ ಬಂದಿತು. ಇದೇ ತರದ ನೊರೆಯು ಆಭರಣ ಹಾಗೂ ಪಾತ್ರೆಗಳನ್ನು ಮಾಡಲಿಕ್ಕಾಗಿ ಲೋಹಗಳನ್ನು ಬೆಂಕಿಯಲ್ಲಿ ಕರಗಿಸುವಾಗ ಅವು ಗಳಿಂದಲೂ ಏಳುತ್ತದೆ. ಈ ಉಪಮೆಯ ಮೂಲಕವೇ ಅಲ್ಲಾಹನು ಸತ್ಯ ಮತ್ತು ಅಸತ್ಯಗಳನ್ನು ವಿವರಿಸುತ್ತಾನೆ. ನೊರೆ ಆರಿ ಹೋಗುತ್ತದೆ ಮತ್ತು ಮಾನವನಿಗೆ ಉಪಯುಕ್ತವಾದುದು ಭೂಮಿಯಲ್ಲಿ ತಂಗಿಕೊಳ್ಳುತ್ತದೆ. ಹೀಗೆ ಅಲ್ಲಾಹನು ಉಪಮೆಗಳ ಮೂಲಕ ವಿಷಯವನ್ನು ವಿವರಿಸಿ ಹೇಳುತ್ತಾನೆ.

أَنْزَلَ مِنَ السَّمَاءِ مَاءً فَسَالَتْ أَوْدِيَةٌ بِقَدَرِهَا فَاحْتَمَلَ السَّيْلُ زَبَدًا رَابِيًا ۗ وَمِمَّا يُوقِدُونَ عَلَيْهِ فِي النَّارِ ابْتِغَاءَ حَلِيَّةٍ أَوْ مَتَاعٍ رَبُّ يَنْزِلُهُ كَذِكْ يَضْرِبُ اللَّهُ الْحَقَّ وَالْبَاطِلَ ۗ فَأَمَّا الزَّبَدُ فَيَذْهَبُ جُثَاءً ۗ وَأَمَّا مَا يَنْفَعُ النَّاسَ فَيَمْكُثُ فِي الْأَرْضِ ۗ كَذَلِكَ يَضْرِبُ اللَّهُ الْأَمْثَالَ ﴿١٧﴾

18. ತಮ್ಮ ಪ್ರಭುವಿನ ಕರೆಗೆ ಓಗೊಟ್ಟವರಿಗೆ ಉತ್ತಮ ಪ್ರತಿಫಲವಿದೆ. ಅದನ್ನು ಸ್ವೀಕರಿಸದಿದ್ದವರು ಭೂಮಿಯ ಸಕಲ ಸಂಪತ್ತಿನ ಒಡೆಯರಾಗಿದ್ದರೂ, ಅಷ್ಟೇ ಇನ್ನೂ ಒದಗಿಸಿಕೊಂಡರೂ ಅದೆಲ್ಲವನ್ನೂ ಅಲ್ಲಾಹನ ಹಿಡಿತದಿಂದ ಪಾರಾಗಲಿಕ್ಕಾಗಿ ಪರಿಹಾರ ರೂಪದಲ್ಲಿ ಕೊಟ್ಟು ಬಿಡಲು ಸಿದ್ಧರಾಗುವರು. ಇವರಿಂದ ಕೆಟ್ಟ ರೀತಿಯಲ್ಲಿ ಲೆಕ್ಕಾಚಾರ ಪಡೆಯಲಾಗುವುದು ಮತ್ತು ಅವರ ವಾಸಸ್ಥಾನವು 'ನರಕ' ಆಗಿರುವುದು. ಅತ್ಯಂತ ನಿಕೃಷ್ಟ ಸ್ಥಾನವದು.

الَّذِينَ اسْتَجَابُوا لِرَبِّهِمْ الْهُسْنَىٰ ۖ وَالَّذِينَ لَمْ يَسْتَجِيبُوا لَهُ لَوْ أَنَّ لَهُمْ مَّا فِي الْأَرْضِ جَمِيعًا وَمِثْلَهُ مَعَهُ لَافْتَدَوْا بِهِ ۗ أُولَٰئِكَ لَهُمْ سُوءُ الْحِسَابِ ۖ وَمَأْوَاهُمْ جَهَنَّمُ ۖ وَبِئْسَ الْمِهَادُ ﴿١٨﴾

9. ನೆರಳು ಸಾಷ್ಟಾಂಗವೆರಗುವುದೆಂದರೆ, ವಸ್ತುಗಳ ನೆರಳು ಬೆಳಗು ಬೈಗುಗಳಲ್ಲಿ ಪಶ್ಚಿಮ ಮತ್ತು ಪೂರ್ವ ದಿಕ್ಕುಗಳಲ್ಲಿ ಬೀಳುವುದು, ಇವೆಲ್ಲವೂ ನಿರ್ದಿಷ್ಟ ಆಚ್ಛೆಗೆ ಬದ್ಧವಾಗಿದೆ ಮತ್ತು ಯಾವುದೋ ನಿಯಮಕ್ಕೆ ಅಧೀನವಾಗಿದೆ ಎಂಬುದನ್ನು ಸೂಚಿಸುತ್ತದೆ.

19. ನಿಮ್ಮ ಪ್ರಭು ನಿಮ್ಮ ಮೇಲೆ ಅವತೀರ್ಣಗೊಳಿಸಿರುವ ಈ ಗ್ರಂಥವನ್ನು ಸತ್ಯವೆಂದು ತಿಳಿಯುವವನೂ ಈ ಪರಮಾರ್ಥದಿಂದ ಅಂಧನಾಗಿರುವವನೂ ಪರಸ್ಪರ ಸಮಾನರಾಗಿರುವುದೆಂತು? ವಾಸ್ತವದಲ್ಲಿ ಬುದ್ಧಿಜೀವಿಗಳೇ ಉಪದೇಶ ಸ್ವೀಕರಿಸುತ್ತಾರೆ.

أَفَمَنْ يَعْلَمُ أَنَّمَا أُنزِلَ إِلَيْكَ مِنْ رَبِّكَ
الْحَقُّ كَمَنْ هُوَ أَعْمَىٰ ۗ إِنَّمَا يَتَذَكَّرُ
أُولُو الْأَلْبَابِ ﴿١٩﴾

20. ಅವರು ಅಲ್ಲಾಹನೊಡನೆ ಮಾಡಿದ ಕರಾರನ್ನು ಪಾಲಿಸುತ್ತಾರೆ. ಅದನ್ನು (ಕರಾರನ್ನು) ಬಲಗೊಳಿಸಿಕೊಂಡ ಬಳಿಕ ಮುರಿದು ಬಿಡುವುದಿಲ್ಲ.

الَّذِينَ يُؤْتُونَ عَهْدَ اللَّهِ
يَنْقُضُونَ إِلَيْتَاتِ ﴿٢٠﴾

21. ಅಲ್ಲಾಹನು ಯಾವ ಯಾವ ಸಂಬಂಧಗಳನ್ನು ಕಾಪಾಡಲು ಆಜ್ಞೆ ಕೊಟ್ಟಿರುವನೋ ಅವುಗಳನ್ನು ಕಾಪಾಡಿಕೊಳ್ಳುತ್ತಾರೆ. ತಮ್ಮ ಪ್ರಭುವನ್ನು ಭಯಪಡುತ್ತಾರೆ. ಎಲ್ಲಾದರೂ ತಮ್ಮೊಡನೆ ಕೆಟ್ಟ ರೀತಿಯ ವಿಚಾರಣೆ ನಡೆದುಬಿಟ್ಟಿತೋ ಎಂದು ಹೆದರುತ್ತಾರೆ.

وَالَّذِينَ يَصِلُونَ مَا أَمَرَ اللَّهُ بِهِ أَنْ
يُوصَلَ وَيَخْشَوْنَ رَبَّهُمْ وَيَخَافُونَ
سُوءَ الْحِسَابِ ﴿٢١﴾

22. ಅವರು ತಮ್ಮ ಪ್ರಭುವಿನ ಸಂಪ್ರೀತಿಗಾಗಿ ಸಹನೆಯಿಂದ ವರ್ತಿಸುತ್ತಾರೆ. ನಮಾಝನ್ನು ಸಂಸ್ಥಾಪಿಸುತ್ತಾರೆ. ನಾವು ನೀಡಿರುವ ಜೀವನ ಸಾಧನಗಳಿಂದ ಬಹಿರಂಗವಾಗಿಯೂ ರಹಸ್ಯವಾಗಿಯೂ ವ್ಯಯಿಸುತ್ತಾರೆ. ಕೆಡುಕುಗಳನ್ನು ಒಳಿತುಗಳಿಂದ ನಿವಾರಿಸುತ್ತಾರೆ. ಪರಲೋಕ ಗೃಹವು ಅವರಿಗೇ ಆಗಿರುತ್ತದೆ.

وَالَّذِينَ صَبَرُوا ابْتِعَاءَ وَجْهِ رَبِّهِمْ
وَأَقَامُوا الصَّلَاةَ وَآتَوُا الزَّكَاةَ
سِرًّا وَعَلَانِيَةً ۖ وَيدْرءُونَ بِالْحَسَنَةِ
الَّتِي آتَيْنَاهُمْ ۗ أُولَٰئِكَ لَهُمْ عِقبَى الدَّارِ ﴿٢٢﴾

23. ಅರ್ಥಾತ್ ಅವರ ಶಾಶ್ವತ ನಿವಾಸವಾಗಿರುವ ಸ್ವರ್ಗೋದ್ಯಾನಗಳು. ಸ್ವತಃ ಅವರೂ ಅವರ ಪೂರ್ವಿಕರ, ಅವರ ಪತ್ನಿಯರ ಹಾಗೂ ಅವರ ಸಂತತಿಗಳ ಪೈಕಿ ಸಜ್ಜನರಾಗಿರುವವರೂ ಅವುಗಳಲ್ಲಿ ಪ್ರವೇಶಿಸುವರು. ಎಲ್ಲಾ ದಿಕ್ಕುಗಳಿಂದಲೂ ದೇವಚರರು ಅವರನ್ನು ಸ್ವಾಗತಿಸಲು ಬರುವರು-

جَنَّاتٍ عِدْنٍ يَدْخُلُونَهَا وَمَنْ صَلَحَ
مِنْ آبَائِهِمْ وَآرءَائِهِمْ وَذُرِّيَّاتِهِمْ
وَالْمَلَائِكَةُ يَدْخُلُونَ عَلَيْهِمْ مِنْ كُلِّ
بَابٍ ﴿٢٣﴾

24. ಮತ್ತು ಅವರೊಡನೆ, "ನಿಮಗೆ ರಕ್ಷಣೆ ಇರಲಿ, ನೀವು (ಭೂಲೋಕದಲ್ಲಿ) ಸಹನೆಯಿಂದ ವರ್ತಿಸಿದ್ದುದರ ಫಲವಾಗಿ ಇಂದು ಇದಕ್ಕೆ ಅರ್ಹರಾಗಿರುತ್ತೀರಿ" ಎಂದು ಹೇಳುವರು. ಪರಲೋಕ ಗೃಹವು ಅದೆಷ್ಟು ಉತ್ತಮ!

سَلَامٌ عَلَيْهِمْ بِمَا صَبَرْتُمْ ۖ فَرِحِمَ عِقبَى الدَّارِ ﴿٢٤﴾

25. ಅಲ್ಲಾಹನೊಂದಿಗೆ ಬಲವಾದ ಕರಾರನ್ನು ಮಾಡಿಕೊಂಡ ಬಳಿಕ ಮುರಿದುಬಿಡುವವರು, ಅಲ್ಲಾಹನು ಜೋಡಿಸಲು ಆಜ್ಞೆ

وَالَّذِينَ يَنْقُضُونَ عَهْدَ اللَّهِ مِنْ بَعْدِ
مِيثَاقِهِ وَيَقْطَعُونَ مَا أَمَرَ اللَّهُ بِهِ

- ಕೊಟ್ಟಂತಹ ಸಂಬಂಧಗಳನ್ನು ಮುರಿಯುವವರು ಮತ್ತು ಭೂಮಿಯ ಮೇಲೆ ಗೊಂದಲ ಹಬ್ಬಿಸುತ್ತಿರುವವರು ಶಾಪಕ್ಕೆ ಅರ್ಹರು. ಅವರಿಗೆ ಪರಲೋಕದಲ್ಲಿ ಅತ್ಯಂತ ಕೆಟ್ಟ ನಿವಾಸವಿದೆ.
26. ಅಲ್ಲಾಹನು ತನಗಿಷ್ಟವಿದ್ದವರಿಗೆ ಜೀವನಾಧಾರವನ್ನು ವಿಫಲಗೊಳಿಸುತ್ತಾನೆ ಮತ್ತು ತನಗಿಷ್ಟವಿದ್ದವರಿಗೆ ಪರಿಮಿತಗೊಳಿಸಿ ಕೊಡುತ್ತಾನೆ. ಇವರು ಇಹಜೀವನದಲ್ಲಿ ಮಗ್ನರಾಗಿದ್ದಾರೆ. ವಸ್ತುತಃ ಇಹಜೀವನವು ಪರಲೋಕ ಜೀವನದ ಮುಂದೆ ಅತಿ ಅಲ್ಪ ಸಾಧನವೇ ವಿನಾ ಬೇರೇನೂ ಅಲ್ಲ.
27. [ಮುಹಮ್ಮದ್‌ರ(ಸ) ಪ್ರವಾದಿತ್ವವನ್ನು] ನಿರಾಕರಿಸಿದವರು, "ಇವನ ಮೇಲೆ ಇವನ ಪ್ರಭುವಿನ ಕಡೆಯಿಂದ ಯಾವುದಾದರೊಂದು ನಿದರ್ಶನವೇಕೆ ಅವತೀರ್ಣಗೊಳ್ಳಲಿಲ್ಲ?" ಎಂದು ಕೇಳುತ್ತಾರೆ. ಹೇಳಿರಿ- "ಅಲ್ಲಾಹನು ನಿಶ್ಚಯವಾಗಿಯೂ ತನಗಿಷ್ಟ ಬಂದವರನ್ನು ಪಥಭ್ರಷ್ಟಗೊಳಿಸಿಬಿಡುತ್ತಾನೆ ಮತ್ತು ಅವನ ಕಡೆಗೆ ವಾಲುವವರಿಗೇ ತನ್ನ ಕಡೆಗೆ ಬರುವ ದಾರಿಯನ್ನು ತೋರಿಸುತ್ತಾನೆ."
28. ಇಂತಹವರೇ (ಈ ಪ್ರವಾದಿಯ ಆಹ್ವಾನವನ್ನು) ಸ್ವೀಕರಿಸಿದ್ದಾರೆ ಮತ್ತು ಅವರ ಹೃದಯಗಳಿಗೆ ಅಲ್ಲಾಹನ ಸ್ಮರಣೆಯಿಂದ ಶಾಂತಿಯೊದಗುತ್ತದೆ. ಕೇಳಿರಿ, ಮನಶ್ಶಾಂತಿಯೊದಗುವುದು ಅಲ್ಲಾಹನ ಸ್ಮರಣೆಯಿಂದಲೇ ಎಂಬುದು ಖಚಿತ.
29. ಸತ್ಯಾಹ್ವಾನವನ್ನು ಸ್ವೀಕರಿಸಿ ಸತ್ಕರ್ಮವೆಸಗಿದವರು ಅದೃಷ್ಟ ಶಾಲಿಗಳು. ಅವರಿಗೆ ಅತ್ಯುತ್ತಮ ಅಂತಿಮ ನೆಲೆ ಇದೆ.
30. ಓ ಪೈಗಂಬರರೇ, ಅನೇಕ ಸಮುದಾಯಗಳು ಗತಿಸಿಹೋದ ಅನಂತರದ ಈ ಸಮುದಾಯಕ್ಕೆ ಈ ರೀತಿ ನಾವು ನಿಮ್ಮನ್ನು ರಸೂಲರಾಗಿ ಮಾಡಿ ಕಳುಹಿಸಿರುತ್ತೇವೆ,¹⁰ ನಾವು ನಿಮಗೆ 'ದಿವ್ಯ ವಾಣಿ' ಮೂಲಕ ಅವತೀರ್ಣಗೊಳಿಸುತ್ತಿರುವ ಸಂದೇಶವನ್ನು ಇವರಿಗೆ ಓದಿ ಹೇಳಲಿಕ್ಕಾಗಿ. ಅವರು ಅತ್ಯಂತ ಕರುಣಾಮಯಿಯಾಗಿರುವಂತನನ್ನು ನಿಷೇಧಿಸುತ್ತಾರೆ. ಅವರೊಡನೆ ಹೇಳಿರಿ- "ಅವನೇ ನನ್ನ ಪಾಲಕ ಪ್ರಭು, ಅವನ ಹೊರತು ಆರಾಧ್ಯನಾರೂ ಇಲ್ಲ. ನಾನು ಅವನ ಮೇಲೆಯೇ ಭರವಸೆಯನ್ನಿರಿಸಿದೆ. ಅವನೇ ನನ್ನ ಆಶ್ರಯದಾತ."

أَنْ يُؤْصَلَ وَيُفْسِدُونَ فِي الْأَرْضِ ۗ
أُولَٰئِكَ لَهُمُ اللَّعْنَةُ وَلَهُمْ سُوءُ الدَّارِ ۝

اللَّهُ يَبْسُطُ الرِّزْقَ لِمَنْ يَشَاءُ وَيَقْدِرُ ۗ
وَكَرَّحُوا بِالْحَيَاةِ الدُّنْيَا ۗ وَمَا الْحَيَاةُ
الدُّنْيَا فِي الْآخِرَةِ إِلَّا مَتَاعٌ ۝

وَيَقُولُ الَّذِينَ كَفَرُوا لَوْلَا نُزِّلَ
عَلَيْهِ آيَةٌ مِّن رَّبِّهِ قُلْ إِنَّ اللَّهَ
يُضِلُّ مَنْ يَشَاءُ وَيَهْدِي إِلَيْهِ مَنْ
أَنَابَ ۝

الَّذِينَ آمَنُوا وَتَطْمَئِنُّ قُلُوبُهُمْ بِذِكْرِ
اللَّهِ أَلَا بِذِكْرِ اللَّهِ تَطْمَئِنُّ الْقُلُوبُ ۝

الَّذِينَ آمَنُوا وَعَمِلُوا الصَّالِحَاتِ طُوبَىٰ
لَهُمْ وَحَسُنَ مَا أَجْرُهُ ۝

كَذَٰلِكَ أَرْسَلْنَاكَ فِي أُمَّةٍ قَدْ خَلَتْ مِنْ
قَبْلِهَا أُمَّمٌ لِّتَتْلُوَ عَلَيْهِمُ الذِّكْرَ أَوْ حَيِّنَا
إِلَيْكَ وَهُمْ يَكْفُرُونَ بِالرَّحْمَنِ
قُلْ هُوَ رَبِّي لَا إِلَهَ إِلَّا هُوَ عَلَيْهِ
تَوَكَّلْتُ وَإِلَيْهِ مَتَابٌ ۝

10. ಅರ್ಥಾತ್- ಈ ಜನರು ಬಯಸುತ್ತಿರುವ ಯಾವುದೇ ರೀತಿಯ ದೃಷ್ಟಾಂತಗಳಿಲ್ಲದೆ.

31. ಪರ್ವತಗಳನ್ನು ಚಲಿಸುವಂತೆ ಅಥವಾ ಭೂಮಿಯನ್ನು ಸೀಳಿಬಿಡುವಂತೆ ಅಥವಾ ಮೃತರು ಸಮಾಧಿಯಿಂದ ಎದ್ದು ಮಾತಾಡುವಂತೆ ಮಾಡಿಬಿಡತಕ್ಕಂತಹ ಒಂದು ಕುರ್ಆನ್ ಅವತೀರ್ಣಗೊಳಿಸಲ್ಪಡುತ್ತಿದ್ದರೂ ಅವರು ನಂಬುತ್ತಿರಲಿಲ್ಲ (ಇಂತಹ ದೃಷ್ಟಾಂತಗಳನ್ನು ತೋರಿಸಿಬಿಡುವುದೇನೂ ಕಷ್ಟ ಸಾಧ್ಯವಲ್ಲ.) ನಿಜವಾಗಿ ಸಕಲ ಕಾರ್ಯಗಳ ಪರಮಾಧಿಕಾರ ಅಲ್ಲಾಹನ ಕೈಯಲ್ಲೇ ಇದೆ.¹¹ ಅಲ್ಲಾಹ್ ಇಚ್ಛಿಸುತ್ತಿದ್ದರೆ ಸಕಲ ಮಾನವರಿಗೂ ಸನ್ಮಾರ್ಗದರ್ಶನ ನೀಡಿಬಿಡುತ್ತಿದ್ದನೆಂದು¹² ತಿಳಿದು (ಸತ್ಯನಿಷೇಧಿಗಳ ಬೇಡಿಕೆಯ ಉತ್ತರವಾಗಿ ಯಾವುದಾದರೊಂದು ಕುರುಹು ತೋರಿ ಬರಬಹುದೆಂಬುದರ ಬಗ್ಗೆ ಇನ್ನೂ ಆಶೆ ಇಟ್ಟುಕೊಂಡಿರುವ) ಸತ್ಯವಿಶ್ವಾಸಿಗಳು ನಿರಾಶರಾಗಲಿಲ್ಲವೇ? ಸತ್ಯನಿಷೇಧಿಗಳ ದುಷ್ಕರ್ಮಗಳ ಕಾರಣದಿಂದ ಅವರ ಮೇಲೆ ಅಥವಾ ಅವರ ಮನೆಯ ಸಮೀಪವೆಲ್ಲಾದರೂ ಒಂದಲ್ಲೊಂದು ವಿಪತ್ತು ಎರಗುತ್ತಲೇ ಇರುತ್ತದೆ. ಇದು ಅಲ್ಲಾಹನ ವಾಗ್ದಾನ ಪೂರ್ತಿಗೊಳ್ಳುವವರೆಗೂ ನಿರಂತರವಾಗಿ ಮುಂದುವರಿಯುತ್ತಲೇ ಇರುವುದು. ನಿಶ್ಚಯವಾಗಿಯೂ ಅಲ್ಲಾಹನು ತನ್ನ ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ.

وَلَوْ أَنَّ قُرْآنًا سُيِّرَتْ بِهِ الْجِبَالُ
أَوْ قُطِعَتْ بِهِ الْأَرْضُ أَوْ كَلِمَةٌ بِهِ
الْمَوْتَىٰ بَلَّ لِلَّهِ الْأَمْرَ جَمِيعًا أَفَأَنْتُمْ
يَا أَيُّهَا الَّذِينَ آمَنُوا أَنْ تَوَيْسَاءَ اللَّهُ
لَهَدَى النَّاسَ جَمِيعًا وَلَا يَزَالُ الَّذِينَ
كَفَرُوا أُتْصِبُهُمْ بِمَا صَنَعُوا قَارِعَةً أَوْ
تَحُلُّ قَرِيبًا مِنْ دَارِهِمْ حَنِيًّا يَا أَيُّهَا
وَعَدُ اللَّهِ إِنَّ اللَّهَ لَا يُخْلِفُ الْمِيثَاقَ

32. ನಿಮಗಿಂತ ಮೊದಲೂ ಅನೇಕ ರಸೂಲರು ಅಪಹಾಸ್ಯಗೊಳಿಸಲ್ಪಟ್ಟಿದ್ದಾರೆ. ಆದರೆ ನಾನು ಸತ್ಯನಿಷೇಧಿಗಳನ್ನು ಯಾವಾಗಲೂ ಸಡಿಲು ಬಿಟ್ಟಿದ್ದೇನೆ ಮತ್ತು ಕೊನೆಗೆ ಅವರನ್ನು ಬಿಗಿ ಹಿಡಿದೆನು. ಅನಂತರ ನನ್ನ ಶಿಕ್ಷೆ ಎಷ್ಟು ಕಠಿಣವಿತ್ತೆಂದು ನೋಡಿಕೊಳ್ಳಿರಿ.

وَلَقَدْ أَسْتَهْزَيْتُمْ بِرُسُلٍ مِنْ قَبْلِكَ
فَأَمَلَيْتُمْ لِلَّذِينَ كَفَرُوا ثُمَّ أَخَذْتُهُمْ
فَكَيْفَ كَانَ عِقَابِ

33. ಪ್ರತಿಯೊಬ್ಬನ ಗಳಿಕೆಯ ಮೇಲೆ ದೃಷ್ಟಿ ಇರಿಸಿರುವ ಅಲ್ಲಾಹನಿಗೆ ಜನರು ಕೆಲವು ಭಾಗೀದಾರರನ್ನು ನಿಶ್ಚಯಿಸಿಕೊಂಡಿರುವರೇ? ಅವನ ಬಗ್ಗೆ ಈ ಸಾಹಸವೇ? ಓ ಪೈಗಂಬರರೇ, ಅವರೊಡನೆ ಹೇಳಿರಿ- ಅವುಗಳು ನಿಜಕ್ಕೂ ಅಲ್ಲಾಹನೇ ನಿಶ್ಚಯಿಸಿಕೊಂಡಿರುವ ಸಹಭಾಗಿಗಳಾಗಿದ್ದರೆ ಅವರು ಯಾರು ಯಾರೆಂದು ಅವರ

أَفَمَنْ هُوَ قَائِمٌ عَلَىٰ كُلِّ نَفْسٍ بِمَا
كَسَبَتْ وَجَعَلُوا لِلَّهِ شُرَكَاءَ قُلُوبًا
مُتَنَبِّئُوهُمْ بِمَا لَا يَعلَمُونَ فِي الْأَرْضِ

11. ಅರ್ಥಾತ್- ದೃಷ್ಟಾಂತಗಳನ್ನು ತೋರಿಸದಿರಲು ಕಾರಣ ಅಲ್ಲಾಹನು ಅದನ್ನು ತೋರಿಸಲು ಸಮರ್ಥನಲ್ಲ ಎಂಬುದಲ್ಲ. ಬದಲಾಗಿ ಈ ರೀತಿ ಕಾರ್ಯವೆಸಗುವುದು ಅಲ್ಲಾಹನ ಯುಕ್ತಿಗೆ ವಿರುದ್ಧವಾಗಿದೆ. ಏಕೆಂದರೆ ಪರಮೋದ್ದೇಶ ಸನ್ಮಾರ್ಗದರ್ಶನವಾಗಿದೆಯೇ ಹೊರತು ಪ್ರವಾದಿಯ ಪ್ರವಾದಿತ್ವವನ್ನು ನಂಬಿಸಿ ಬಿಡುವುದಲ್ಲ. ಇನ್ನು ಸನ್ಮಾರ್ಗದರ್ಶನವಾದರೋ ಜನರ ಚಿಂತನೆ ಮತ್ತು ಅಂತರ್‌ದೃಷ್ಟಿಯ ಸುಧಾರಣೆಯಾಗದೆ ಸಾಧ್ಯವಿಲ್ಲ.

12. ಅರ್ಥಾತ್- ತಿಳುವಳಿಕೆಯಿಲ್ಲದ ಮತ್ತು ಪ್ರಜ್ಞಾಪೂರ್ವಕವಲ್ಲದ ಸತ್ಯವಿಶ್ವಾಸವೇ ಉದ್ದೇಶವಾಗಿದ್ದರೆ ದೃಷ್ಟಾಂತಗಳನ್ನು ತೋರಿಸುವ ಗೊಡವೆಗೆ ಹೋಗುವ ಅವಶ್ಯಕತೆ ಮತ್ತು ಅಲ್ಲಾಹನು ಎಲ್ಲರನ್ನೂ ಸತ್ಯವಿಶ್ವಾಸಿಗಳಾಗಿಯೇ ಸೃಷ್ಟಿಸುವ ಮೂಲಕವೂ ಈ ಕೆಲಸವನ್ನು ಸಾಧಿಸಬಹುದಾಗಿತ್ತು.

ಹೆಸರೆತ್ತಿ ಹೇಳಿ ನೋಡೋಣ. ಅಲ್ಲಾಹನು ತನ್ನ ಭೂಮಿಯಲ್ಲಿ ತಿಳಿದಿರದಂತಹ ಒಂದು ಹೊಸ ವಿಷಯವನ್ನು ನೀವು ಅವನಿಗೆ ತಿಳಿಸುತ್ತೀರಾ? ಅಥವಾ ನೀವು ಸುಮ್ಮನೆ ಬಾಯಿಗೆ ಬಂದುದನ್ನು ಹೇಳಿಬಿಡುತ್ತೀರಾ? ವಾಸ್ತವದಲ್ಲಿ ಸತ್ಯಾಹ್ವಾನವನ್ನು ನಿರಾಕರಿಸಿದವರಿಗೆ ಅವರ ಕುತಂತ್ರಗಳು¹³ ಮನೋಹರ ವಾಗಿ ಸಲ್ಪಟ್ಟಿವೆ ಮತ್ತು ಅವರು ಸನ್ಮಾರ್ಗದಿಂದ ತಡೆಯಲ್ಪಟ್ಟಿರುತ್ತಾರೆ. ಯಾರನ್ನು ಅಲ್ಲಾಹನು ಪಥಭ್ರಷ್ಟತೆಯಲ್ಲಿ ಹಾಕಿಬಿಡುತ್ತಾನೋ ಅವನಿಗಾರೂ ಮಾರ್ಗದರ್ಶಕನಿಲ್ಲ.

34. ಇಂತಹವರಿಗೆ ಇಹಜೀವನದಲ್ಲೇ ಶಿಕ್ಷೆ ಇದೆ ಮತ್ತು ಪರಲೋಕದ ಶಿಕ್ಷೆ ಇದಕ್ಕಿಂತಲೂ ಕಠಿಣವಾಗಿದೆ. ಅವರನ್ನು ಅಲ್ಲಾಹನಿಂದ ರಕ್ಷಿಸುವವರು ಯಾರೂ ಇಲ್ಲ.

35. ದೇವಭಯವಿರಿಸಿಕೊಂಡವರಿಗೆ ವಾಗ್ದಾನ ಮಾಡಲಾಗಿರುವ ಸ್ವರ್ಗದ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿವೆ. ಅದರ ಫಲಗಳಿಗೂ ನೆರಳಿಗೂ ಅಳಿವಿಲ್ಲ. ದೇವಭಯವುಳ್ಳವರ ಅಂತಿಮ ಪರಿಣಾಮವು ಒಂದು ಮತ್ತು ಸತ್ಯನಿಷೇಧಿಗಳ ಅಂತಿಮ ಪರಿಣಾಮವು ನರ ಕಾಗ್ನಿಯೇ ಆಗಿದೆ.

36. ಓ ಪೈಗಂಬರರೇ, ನಾವು ಹಿಂದೆ ಯಾರಿಗೆ ಗ್ರಂಥ ದಯೆ ಪಾಲಿಸಿದ್ದೆವೋ ಅವರು ನಿಮಗೆ ನಾವು ಅವತೀರ್ಣಗೊಳಿಸಿರುವ ಈ ಗ್ರಂಥದಿಂದ ಸಂತುಷ್ಟರಾಗಿದ್ದಾರೆ. ವಿವಿಧ ಪಂಗಡಗಳಲ್ಲಿ ಕೆಲವರು ಇದರ ಕೆಲವು ವಿಷಯಗಳನ್ನು ಒಪ್ಪದವರೂ ಇದ್ದಾರೆ. ನೀವು ಸ್ಪಷ್ಟವಾಗಿ (ಹೀಗೆ) ಹೇಳಿಬಿಡಿರಿ- "ನನಗೆ ಕೇವಲ ಅಲ್ಲಾಹನ ದಾಸ್ಯ-ಆರಾಧನೆಯ ಆಜ್ಞೆ ನೀಡಲಾಗಿದೆ. ಅವನೊಂದಿಗೆ ಇತರರನ್ನು ಸಹಭಾಗಿಗಳನ್ನಾಗಿಸುವುದನ್ನು ನಿಷೇಧಿಸಲಾಗಿದೆ. ಆದುದರಿಂದ ನಾನು ಅವನ ಕಡೆಗೇ ಕರೆ ನೀಡುತ್ತೇನೆ ಮತ್ತು ನನ್ನ ಮರಳುವಿಕೆಯೂ ಆತನ ಕಡೆಗೇ ಇದೆ."

أَمْ يَظَاهِرُونَ الْقَوْلَ بَلْ رُزِقُوا لِلَّذِينَ
كَفَرُوا أَمْ كَرِهُوا مَصَدُّوا عَنِ السَّبِيلِ
وَمَنْ يُضِلِلِ اللَّهُ فَمَا لَهُ مِنْ هَادٍ ۝

لَهُمْ عَذَابٌ فِي الْحَيَاةِ الدُّنْيَا وَعَذَابُ
الْآخِرَةِ أَشَقُّ وَمَا لَهُمْ مِنَ اللَّهِ مِنْ وَاقٍ ۝

مَثَلُ الْجَنَّةِ الَّتِي وُعِدَ الْمُتَّقُونَ تَجْرِي
مِنْ تَحْتِهَا الْأَنْهَارُ كُلُّهَا دَائِمٌ
وَظِلُّهَا تِلْكَ عُقْبَى الَّذِينَ اتَّقَوْا
وَعُقْبَى الْكَافِرِينَ النَّارُ ۝

وَالَّذِينَ اتَّيَهُمُ الْكِتَابُ يَعْرِضُونَ بِمَا
أُنزِلَ إِلَيْكَ وَمِنَ الْأَحْزَابِ مَنْ يُنْكِرُ
بَعْضَهُ قُلْ إِنَّمَا أُمِرْتُ أَنْ أَعْبُدَ اللَّهَ
وَلَا أُشْرِكُ بِهِ إِلَهِي أَدْعُوا إِلَىٰ مَا بِ

13. ಬಹುದೇವಾರಾಧನೆಯನ್ನು ಇಲ್ಲಿ ಕುತಂತ್ರವೆನ್ನಲಾಗಿದೆ. ಏಕೆಂದರೆ ಯಾವ ನಕ್ಷತ್ರ, ಉಪಗ್ರಹ, ದೇವಚರರು, ಆತ್ಮಗಳು ಅಥವಾ ಹಿರಿಯ ವ್ಯಕ್ತಿಗಳನ್ನು ಇವರು ದೇವತ್ವದ ಅಧಿಕಾರವನ್ನು ಹೊಂದಿರುವವರೆಂದು ಹೇಳುತ್ತಿದ್ದಾರೋ, ಯಾರನ್ನು ಇವರು ದೇವನ ವಿಶಿಷ್ಟ ಹಕ್ಕುಗಳಲ್ಲಿ ಭಾಗಿದಾರರನ್ನಾಗಿ ಮಾಡಿದ್ದಾರೋ ಅವರ ಪೈಕಿ ಯಾರೂ ಅಂತಹ ಅಧಿಕಾರ ಅಥವಾ ಗುಣಗಳನ್ನು ಹೊಂದಿರುವ ಬಗ್ಗೆ ಪ್ರತಿಪಾದಿಸಿರಲಿಲ್ಲ. ಅಂತಹ ಹಕ್ಕುಗಳನ್ನು ಅಪೇಕ್ಷಿಸಿರಲೂ ಇಲ್ಲ. ನಮ್ಮ ಮುಂದೆ ಪೂಜಾ ಕರ್ಮಗಳನ್ನು ಕೈಗೊಂಡರೆ ನಾವು ನಿಮ್ಮ ಕೆಲಸ ಈಡೇರಿಸಿ ಕೊಡುತ್ತೇವೆ ಎಂದು ಹೇಳಿರಲೂ ಇಲ್ಲ. ಇದು ಕೆಲವು ಚಾಣಾಕ್ಷಮತಿಗಳ ಕೆಲಸವಾಗಿದೆ. ಅವರು ಜನಸಾಮಾನ್ಯರಲ್ಲಿ ತಮ್ಮ ದೇವತ್ವದ ಛಾಪು ಒತ್ತಲಿಕ್ಕಾಗಿ ಮತ್ತು ಅವರ ಸಂಪಾದನೆಯಿಂದ ಪಾಲು ಪಡೆಯಲಿಕ್ಕಾಗಿ ಕೆಲವು ಕೃತಕ ದೇವರುಗಳನ್ನು ಸೃಷ್ಟಿಸಿದರು. ಜನರನ್ನು ಅವರ ಶ್ರದ್ಧಾಳುಗಳನ್ನಾಗಿ ಮಾಡಿದರು. ತಮ್ಮನ್ನು ಯಾವುದಾದರೊಂದು ರೂಪದಲ್ಲಿ ಪ್ರತಿನಿಧಿಗಳನ್ನಾಗಿ ಮಾಡಿಕೊಂಡು ಸ್ವಾರ್ಥ ಸಾಧನೆ ಮಾಡಲು ಅವರು ಪ್ರಯತ್ನಿಸಿದರು.

37. ನಾವು ಈ ಅರಬಿ (ಭಾಷೆಯ) ಆದೇಶವನ್ನು ಈ ನಿರ್ದೇಶನದೊಂದಿಗೆ ನಿಮಗೆ ಅವತೀರ್ಣಗೊಳಿಸುತ್ತೇವೆ. ನಿಮಗೆ ಬಂದಿರುವ ಈ ಜ್ಞಾನದ ಬಳಕೆಯೂ ನೀವು ಜನರ ಅಭಿಲಾಷೆಗಳನ್ನು ಸರಿಸಿದರೆ, ಅಲ್ಲಾಹನ ಎದುರು ನಿಮಗೆ ಬೆಂಬಲಿಗರಾಗಲಿ ನಿಮ್ಮನ್ನು ಅವನ ಹಿಡಿತದಿಂದ ರಕ್ಷಿಸುವವರಾಗಲಿ ಯಾರೂ ಇರಲಾರರು.

وَكَذَلِكَ أَنْزَلْنَاهُ حُكْمًا عَرَبِيًّا ۗ وَلِكِنَّ
اتَّبَعْتَهُمْ بَعْدَ مَا جَاءَكَ مِنَ الْعِلْمِ
مَا لَكَ مِنَ اللَّهِ مِنْ وَلِيٍّ وَلَا وَاقٍ ۝

38. ನಾವು ನಿಮಗಿಂತ ಮುಂಚೆಯೂ ಅನೇಕ ಸಂದೇಶವಾಹಕರನ್ನು ಕಳುಹಿಸಿದ್ದೆವು ಮತ್ತು ನಾವು ಅವರಿಗೆ ಪತ್ತಿಯರನ್ನೂ ಮಕ್ಕಳನ್ನೂ ನೀಡಿದ್ದೆವು.¹⁴ ಯಾವ ಸಂದೇಶವಾಹಕನಿಗೂ ಅಲ್ಲಾಹನ ಅನುಮತಿಯಿಲ್ಲದೆ ಯಾವತ್ತು ನಿರ್ದೇಶನವನ್ನು, ತಾನೇ ತಂದು ತೋರಿಸುವ ಸಾಮರ್ಥ್ಯವಿರಲಿಲ್ಲ. ಪ್ರತಿಯೊಂದು ಯುಗಕ್ಕೂ ಒಂದು ಗ್ರಂಥವಿದೆ.

وَلَقَدْ أَرْسَلْنَا رُسُلًا مِنْ قَبْلِكَ وَجَعَلْنَا
لَهُمْ آيَاتٍ وَآجَا وَذُرِّيَّةً ۗ وَمَا كَانَ لِلرُّسُولِ
أَنْ يَأْتِيَ بِآيَةٍ إِلَّا بِإِذْنِ اللَّهِ ۗ لِلَّهِ الْكُلُّ
أَجَلٍ كِتَابٍ ۝

39. ಅಲ್ಲಾಹನು ತನಗಿಷ್ಟ ಬಂದುದನ್ನು ಅಳಿಸಿಬಿಡುತ್ತಾನೆ ಮತ್ತು ತನಗಿಷ್ಟವಿದ್ದುದನ್ನು ಉಳಿಸುತ್ತಾನೆ. 'ಉಮ್ಮುಲ್ ಕಿತಾಬ್' (ಮಾತೃ ಗ್ರಂಥ)¹⁵ ಅವನ ಬಳಿಯಲ್ಲೇ ಇದೆ.

يَحْكُمُ اللَّهُ مَا يَشَاءُ ۗ وَيُثَبِّتُ ۗ وَعِنْدَهُ
أُمُّ الْكِتَابِ ۝

40. ಓ ಪೈಗಂಬರರೇ, ನಾವು ಇವರಿಗೆ ಕೊಡುತ್ತಿರುವ ದುಷ್ಪರಿಣಾಮದ ಬೆದರಿಕೆಯ ಒಂದಂಶವನ್ನು ನಾವು ನಿಮ್ಮ ಜೀವಮಾನದಲ್ಲೇ ತೋರಿಸಿದರೂ ಅಥವಾ ಅದು ಪ್ರಕಟವಾಗುವುದಕ್ಕೆ ಮುಂಚೆ ನಿಮ್ಮನ್ನು ಎತ್ತಿಕೊಂಡರೂ ಹೇಗಿದ್ದರೂ ಸಂದೇಶವನ್ನು ಮುಟ್ಟಿಸುವುದು ನಿಮ್ಮ ಕೆಲಸ ಮತ್ತು ಲೆಕ್ಕಾಚಾರ ಪಡೆಯುವುದು ನಮ್ಮ ಕೆಲಸ.

وَإِن تَأْتُرِّيَّتَكَ بَعْضُ الَّذِي نَعِدُهُمْ أَوْ
تَتَوَقَّيَّتَكَ فَإِنَّمَا عَلَيْكَ الْبَلْغُ وَعَلَيْنَا
الْحِسَابُ ۝

41. ನಾವು ಈ ಭೂಭಾಗದಲ್ಲಿ ಮುಂದೂತ್ತಿ ಬರುತ್ತಿರುವುದನ್ನೂ ಇದರ ಪರಿಧಿಯನ್ನು ಎಲ್ಲ ದಿಕ್ಕುಗಳಿಂದಲೂ ಮುಂದುಡಿಸುತ್ತ ಬರುತ್ತಿರುವುದನ್ನೂ ಇವರು ನೋಡುತ್ತಿಲ್ಲವೇ?¹⁶ ಅಲ್ಲಾಹನು ಅಧಿಕಾರ ನಡೆಸುತ್ತಾನೆ. ಅವನ ತೀರ್ಮಾನವನ್ನು ಪುನರ್ವಿಮರ್ಶಿಸ ತಕ್ಕವನು ಯಾರೂ ಇಲ್ಲ ಮತ್ತು ಅವನಿಗೆ ಲೆಕ್ಕಾಚಾರ ಪಡೆಯುವುದರಲ್ಲಿ ಸ್ವಲ್ಪವೂ ವಿಳಂಬವಾಗುವುದಿಲ್ಲ.

أَوَلَمْ يَرَوْا أَنَّا نَأْتِي الْأَرْضَ نَنْقُصُهَا
مِنْ أَطْرَافِهَا ۗ وَاللَّهُ يَحْكُمُ لَا مُعَقِّبَ
لِحُكْمِهِ ۗ وَهُوَ سَرِيعُ الْحِسَابِ ۝

14. ಇದು ಪ್ರವಾದಿಯರ್ಥ(ಸ) ಮೇಲೆ ಮಾಡಲಾಗುತ್ತಿದ್ದ ಆಕ್ಷೇಪವೊಂದಕ್ಕೆ ಉತ್ತರವಾಗಿದೆ. ಹೆಂಡತಿ ಮಕ್ಕಳನ್ನು ಹೊಂದಿರುವ ಇವರಂತಹ ಪ್ರವಾದಿ! ಪ್ರವಾದಿಗೂ ಮನಃಸೇಚ್ಚೆಗಳಿಗೂ ಎಲ್ಲಿಯ ಸಂಬಂಧ? ಎಂದು ಅವರು ಹೇಳುತ್ತಿದ್ದರು. ಅದೇ ವೇಳೆ ನಾವು ಪ್ರವಾದಿಗಳಾದ ಇಬ್ನಾಹೀಮ್ ಮತ್ತು ಇಸ್ಮಾಈಲ್(ಅ) ಸಂತತಿಯಾಗಿರುವುದರ ಬಗ್ಗೆ ಅವರು ಹೆಮ್ಮೆ ಪಡುತ್ತಿದ್ದರು.

15. 'ಉಮ್ಮುಲ್ ಕಿತಾಬ್' ಎಂದರೆ ಮೂಲ ಗ್ರಂಥವೆಂದಾಗಿದೆ. ಅರ್ಥಾತ್ ಎಲ್ಲಾ ದಿವ್ಯಗ್ರಂಥಗಳು ಹೊರಟಿರುವ ಚಿಲುಮೆ ಅಥವಾ ಉಗಮ ಕೇಂದ್ರ.


42. ಇವರಿಗಿಂತ ಮುಂಚೆ ಗತಿಸಿದವರೂ ಮಹಾ ಮಹಾ ಕುತಂತ್ರಗಳನ್ನು ಹೂಡಿದ್ದರು. ಆದರೆ ನಿರ್ಣಾಯಕವಾದ ತಂತ್ರವು ಸರ್ವಸಂಪೂರ್ಣವಾಗಿ ಅಲ್ಲಾಹನ ಕೈಯಲ್ಲೇ ಇದೆ. ಯಾರು ಏನನ್ನು ಸಂಪಾದಿಸುತ್ತಿರುವನೆಂಬುದು ಅವನಿಗೆ ಗೊತ್ತಿದೆ. ಯಾರ ಪರ್ಯವಸಾನವು ಶುಭಕರವಾಗುವುದೆಂದು ಈ ಸತ್ಯನಿಷೇಧಿಗಳು ಶೀಘ್ರವೇ ತಿಳಿಯುವರು.

وَقَدْ مَكَرَ الَّذِينَ مِنْ قَبْلِهِمْ فَلِلَّهِ
الْمَكْرُ جَمِيعًا ط يَعْلَمُ مَا تَكْسِبُ كُلُّ
نَفْسٍ ط وَسَيَعْلَمُ الْكُفْرَ لِمَنْ عُنِيَ الدَّارِ ﴿٤٢﴾

43. ನೀವು ದೇವಸಂದೇಶವಾಹಕರಲ್ಲವೆಂದು ಈ ಸತ್ಯನಿಷೇಧಿಗಳು ಹೇಳುತ್ತಾರೆ. ಹೇಳಿರಿ- "ನನ್ನ ಮತ್ತು ನಿಮ್ಮ ನಡುವೆ ಅಲ್ಲಾಹನ ಸಾಕ್ಷ್ಯವೇ ಸಾಕು ಮತ್ತು ದಿವ್ಯ ಗ್ರಂಥದ ಚ್ಛಾನವುಳ್ಳವನ ಸಾಕ್ಷ್ಯ ಸಾಕು."

وَيَقُولُ الَّذِينَ كَفَرُوا لَسْتَ مُرْسَلًا قُلْ
كَفَىٰ بِاللَّهِ شَهِيدًا بَيْنِي وَبَيْنَكُمْ
وَمَنْ عِنْدَهُ عِلْمُ الْكِتَابِ ﴿٤٣﴾


16. ಅರ್ಥಾತ್- ಇಸ್ಲಾಮಿನ ಪ್ರಭಾವ ಅರಬ್ ಸಾಮ್ರಾಜ್ಯದ ಮೂಲೆಮೂಲೆಗೆ ಹರಡುತ್ತಾ ಹೋಗುತ್ತಿರುವುದು ನಿಮ್ಮ ವಿರೋಧಿಗಳಿಗೆ ಕಾಣುತ್ತಿಲ್ಲವೇ. ನಾಲೂ ನಿಟ್ಟಿನಿಂದ ಅವರ ವಲಯ ಕುಂಟಿತವಾಗುತ್ತಾ ಹೋಗುತ್ತಿದೆ. ಇದು ಅವರ ವಿನಾಶದ ಲಕ್ಷಣವಲ್ಲದಿದ್ದರೆ ಮತ್ತೇನು? "ನಾವು ಈ ಭೂಭಾಗದಲ್ಲಿ ಮುಂದೂತ್ತಿ ಬರುತ್ತಿದ್ದೇವೆ" ಎಂಬ ಅಲ್ಲಾಹನ ಮಾತು ಒಂದು ಸೊಗಸಾದ ಧಾಟಿಯಾಗಿದೆ. ಸತ್ಯಾಹ್ವಾನ ವಾಸ್ತವದಲ್ಲಿ ಅಲ್ಲಾಹನ ಕಡೆಯಿಂದಾಗಿರುತ್ತದೆ. ಅಲ್ಲಾಹನು ಸತ್ಯದಡೆಗೆ ಆಹ್ವಾನಿಸುವವರ ಜತೆಗಿರುತ್ತಾನೆ. ಆದ್ದರಿಂದಲೇ ಯಾವುದಾದರೂ ಭೂಭಾಗದಲ್ಲಿ ಈ ಸಂದೇಶ ಪ್ರಚಾರಗೊಳ್ಳುತ್ತಿರುವುದನ್ನು ಅಲ್ಲಾಹನು, "ನಾವು ಈ ಭೂಭಾಗದಲ್ಲಿ ಮುಂದೂತ್ತಿ ಬರುತ್ತಿದ್ದೇವೆ" ಎಂದು ವಿವರಿಸುತ್ತಾನೆ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಅಲಿಫ್ ಲಾಮ್ ರಾ. ಓ ಮುಹಮ್ಮದರೇ, ಇದೊಂದು ಗ್ರಂಥ. ನೀವು ಜನರನ್ನು ಅವರ ಪ್ರಭುವಿನ ಅನುಜ್ಞೆಯಂತೆ ಅಂಧಕಾರಗಳಿಂದ ಹೊರತೆಗೆದು ಪ್ರಕಾಶದ ಕಡೆಗೆ ತರಲಿಕ್ಕಾಗಿ ನಾವು ಇದನ್ನು ನಿಮಗೆ ಅವತೀರ್ಣಗೊಳಿಸಿರುತ್ತೇವೆ. ಅವನು ಮಹಾ ಪ್ರತಾಪಿಯೂ ಸ್ವಯಂ ಸ್ತುತ್ಯರ್ಹನೂ ಆಗಿರುತ್ತಾನೆ.¹
2. ಮತ್ತು ಆಕಾಶಗಳ ಹಾಗೂ ಭೂಮಿಯ ಸಕಲ ಸೃಷ್ಟಿಗಳ ಮಾಲಕನಾಗಿರುತ್ತಾನೆ. ಸತ್ಯನಿಷೇಧಿಗಳಿಗೆ ಅತ್ಯಂತ ವಿನಾಶಕಾರಿ ಶಿಕ್ಷೆಯಿದೆ.
3. ಅವರು ಐಹಿಕ ಜೀವನಕ್ಕೆ ಪಾರತ್ರಿಕ ಜೀವನಕ್ಕಿಂತ ಹೆಚ್ಚು ಮಹತ್ವ ನೀಡುತ್ತಾರೆ. ಅವರು ಜನರನ್ನು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೆ ಮತ್ತು ಈ ಮಾರ್ಗವು (ಅವರ ಇಚ್ಛೆಗಳ ಪ್ರಕಾರ) ವಕ್ರವಾಗಬೇಕೆಂದು ಬಯಸುತ್ತಾರೆ. ಇವರು ಪಥ ಭ್ರಷ್ಟತೆಯಲ್ಲಿ ಬಹುದೂರ ಸಾಗಿದ್ದಾರೆ.
4. ನಾವು ನಮ್ಮ ಸಂದೇಶವನ್ನು ಸಾರಲಿಕ್ಕಾಗಿ ರವಾನಿಸಿದ ಪ್ರವಾದಿಗಳ ಪೈಕಿ ಪ್ರತಿಯೊಬ್ಬನೂ ತನ್ನ ಜನಾಂಗದವರಿಗೆ ಚೆನ್ನಾಗಿ ವಿವರಿಸಿ ಕೊಡಲಿಕ್ಕಾಗಿ ಅವರ ಭಾಷೆಯಲ್ಲೇ ಸಂದೇಶ ಕೊಟ್ಟಿರುತ್ತಾನೆ. ಮುಂದೆ ಅಲ್ಲಾಹನು ತನಗಿಷ್ಟ ಬಂದವರನ್ನು ಪಥಭ್ರಷ್ಟಗೊಳಿಸುತ್ತಾನೆ ಮತ್ತು ತನಗಿಷ್ಟ ಬಂದವರಿಗೆ ಸನ್ಮಾರ್ಗದರ್ಶನ ನೀಡುತ್ತಾನೆ. ಅವನು ಮಹಾ ಪ್ರತಾಪಶಾಲಿಯೂ ಧೀಮಂತನೂ ಆಗಿರುತ್ತಾನೆ.



بِسْمِ اللَّهِ الرَّحْمَنِ الرَّحِيمِ

الرَّكَعِ كِتَابٌ أَنْزَلْنَاهُ إِلَيْكَ لِتُخْرِجَ
النَّاسَ مِنَ الظُّلُمَاتِ إِلَى النُّورِ ۗ
بِإِذْنِ رَبِّهِمْ إِلَى صِرَاطٍ الْعَزِيزِ الْحَمِيدِ ۝

اللَّهُ الَّذِي لَهُ مَا فِي السَّمَوَاتِ وَمَا فِي الْأَرْضِ
وَوَيْلٌ لِلْكَافِرِينَ مِنْ عَذَابٍ شَدِيدٍ ۝

الَّذِينَ يَسْتَجِبُونَ الْحَيَاةَ الدُّنْيَا عَلَى
الْآخِرَةِ وَيَصُدُّونَ عَنْ سَبِيلِ اللَّهِ
وَيَبْغُونَهَا عِوَجًا ۗ أُولَٰئِكَ فِي ضَلَالٍ بَعِيدٍ ۝

وَمَا أَرْسَلْنَا مِنْ رُسُولٍ إِلَّا بِلِسَانٍ قَوِيمٍ
لِيُبَيِّنَ لَهُمْ فَيُضِلُّ اللَّهُ مَنْ يَشَاءُ
وَيَهْدِي مَنْ يَشَاءُ ۗ وَهُوَ الْعَزِيزُ الْحَكِيمُ ۝

1. ಹಮೀದ್(ಸ್ತುತ್ಯರ್ಹ) ಎಂಬ ಪದವು 'ಮಹ್ಮೂದ್' ಎಂಬ ಪದದ ಅರ್ಥವನ್ನೇ ಹೊಂದಿದೆ. ಆದರೆ ಅವೆರಡರ ನಡುವೆ ಸೂಕ್ಷ್ಮವಾದ ಒಂದು ವ್ಯತ್ಯಾಸವಿದೆ. ಒಬ್ಬ ವ್ಯಕ್ತಿಯನ್ನು ಪ್ರಶಂಸಿಸಲಾಗಿದ್ದರೆ ಅಥವಾ ಪ್ರಶಂಸಿಸಲ್ಪಡುತ್ತಿದ್ದರೆ ಅವನನ್ನು 'ಮಹ್ಮೂದ್' ಎನ್ನಲಾಗುತ್ತದೆ. ಆದರೆ 'ಹಮೀದ್' ಎಂದರೆ ಸ್ವಯಮೇವ ಸ್ತುತ್ಯರ್ಹನೆಂದು ಅರ್ಥ. ಅವನನ್ನು ಯಾರಾದರೂ ಸ್ತುತಿಸುತ್ತಿದ್ದರೂ ಇಲ್ಲದಿದ್ದರೂ ಸರಿಯೇ.

5. ನಾವು ಇದಕ್ಕಿಂತ ಮುಂಚೆ ಮೂಸಾರನ್ನು ನಮ್ಮ ನಿದರ್ಶನಗಳೊಂದಿಗೆ ರವಾನಿಸಿದ್ದೆವು. ನಿಮ್ಮ ಜನಾಂಗವನ್ನು ಅಂಧಕಾರಗಳಿಂದ ಹೊರತೆಗೆದು ಪ್ರಕಾಶಕ್ಕೆ ತರಬೇಕೆಂದೂ ಅವರಿಗೆ 'ಅಯ್ಯಾಮಿಲ್ಲಾಹ್'² (ದಿವ್ಯದಿನ)ಗಳ ಬೋಧಪ್ರದ ಘಟನೆಗಳನ್ನು ಹೇಳಿ ತಿಳಿಸಿ ಉಪದೇಶಿಸ ಬೇಕೆಂದೂ ನಾವು ಅವರಿಗೂ ಅಪ್ಪಣೆ ಕೊಟ್ಟಿದ್ದೆವು. ಈ ಘಟನೆಗಳಲ್ಲಿ ನಿಶ್ಚಯವಾಗಿಯೂ ಪ್ರತಿಯೊಬ್ಬ ಸಹನಶೀಲನಿಗೂ ಕೃತಜ್ಞನಿಗೂ³ ದೊಡ್ಡ ನಿದರ್ಶನಗಳಿವೆ.

وَلَقَدْ أَرْسَلْنَا مُوسَىٰ بِآيَاتِنَا أَنْ أَخْرِجْ قَوْمَكَ مِنَ الظُّلُمَاتِ إِلَى النُّورِ ۗ وَذَكِّرْهُمْ بِآيَاتِ اللَّهِ إِنَّ فِي ذَلِكَ لَآيَاتٍ لِّكُلِّ صَبَّارٍ شَكُورٍ ۝

6. ಮೂಸಾ ತನ್ನ ಜನಾಂಗದೊಡನೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ, "ಅಲ್ಲಾಹನು ನಿಮ್ಮ ಮೇಲೆ ಮಾಡಿದ ಉಪಕಾರವನ್ನು ಸ್ಮರಿಸಿರಿ. ಅವನು ನಿಮ್ಮನ್ನು ಫಿರಾಫಿನನ ಜನಾಂಗದಿಂದ ಬಿಡಿಸಿದನು. ಅವರು ನಿಮಗೆ ಅತ್ಯಧಿಕ ಹಿಂಸೆ ಕೊಡುತ್ತಿದ್ದರು. ನಿಮ್ಮ ಗಂಡು ಮಕ್ಕಳನ್ನು ವಧಿಸಿ ಬಿಡುತ್ತಿದ್ದರು ಮತ್ತು ನಿಮ್ಮ ಹೆಣ್ಣು ಮಕ್ಕಳನ್ನು ಜೀವಂತ ಬಿಟ್ಟು ಬಿಡುತ್ತಿದ್ದರು. ಇದರಲ್ಲಿ ನಿಮ್ಮ ಪ್ರಭುವಿನ ಕಡೆಯಿಂದ ನಿಮ್ಮ ಪಾಲಿಗೆ ಮಹಾ ಪರೀಕ್ಷೆಯಿತ್ತು.

وَإِذْ قَالَ مُوسَىٰ لِقَوْمِهِ إِذْ كُرُوا نِعْمَةَ اللَّهِ عَلَيْكُمْ إِذْ أَنْجَاكُمْ مِنْ آلِ فِرْعَوْنَ يَسُومُونَكُمْ سُوءَ الْعَذَابِ وَيُدْحِقُونَ آبَاءَكُمْ وَبَنِيَّكُمْ وَيُسْتَحْيُونَ نِسَاءَكُمْ وَفِي ذَلِكُمْ بَلَاءٌ لِّمَنْ سَرَّكُمْ عَظِيمٌ ۝

7. ನೀವು ಕೃತಜ್ಞರಾಗಿದ್ದರೆ ನಾನು ನಿಮಗೆ ಇನ್ನೂ ಹೆಚ್ಚು ಪ್ರದಾನ ಮಾಡುವೆನೆಂದೂ ನೀವು ಕೃತಘ್ನತೆ ತೋರಿದರೆ ನನ್ನ ಶಿಕ್ಷೆಯು ಅತ್ಯಂತ ಕಠಿಣವಾಗಿದೆಯೆಂದೂ ನಿಮ್ಮ ಪ್ರಭು ಎಚ್ಚರಿಕೆ ಕೊಟ್ಟಿದ್ದುದನ್ನೂ ಸ್ಮರಿಸಿರಿ."

وَإِذْ تَأَذَّنَ رَبُّكُمْ لَئِن شَكَرْتُمْ لَأَزِيدَنَّكُمْ وَلَئِن كَفَرْتُمْ إِنَّ عَذَابِي لَشَدِيدٌ ۝

8. ಮತ್ತು ಮೂಸಾ ಹೇಳಿದರು: "ನೀವೂ ಭೂಮಿಯ ಮೇಲೆ ವಾಸಿಸುವವರೆಲ್ಲರೂ ಸತ್ಯನಿಷೇಧಿಗಳಾಗಿ ಬಿಟ್ಟರೂ ಅಲ್ಲಾಹನು ನಿರಪೇಕ್ಷನೂ ಸ್ವಯಂ ಸ್ತುತೃಹನೂ ಆಗಿರುತ್ತಾನೆ."

وَقَالَ مُوسَىٰ إِنَّ تَكْفُرًا أَنْتُمْ وَمَنْ فِي الْأَرْضِ جَمِيعًا ۖ قَالَ اللَّهُ لَعَنَى حَيْبُؤُكُمْ ۝

9. ನಿಮಗಿಂತ⁴ ಮುಂಚೆ ಗತಿಸಿ ಹೋದ ನೂಹರ ಜನಾಂಗ, ಆದ್, ಸಮೂದ್ ಮತ್ತು ಅಲ್ಲಾಹನ ಹೊರತು ಇನ್ನಾರ ಲೆಕ್ಕಕ್ಕೂ

أَكْمَلُ يَأْتِكُمْ نَبُؤُا الَّذِينَ مِنْ قَبْلِكُمْ قَوْمِ نُوحٍ وَعَادٍ وَشُعْرُبٍ

2. 'ಅಯ್ಯಾಮ್' ಎಂಬ ಪದವನ್ನು ಅರಬಿಯಲ್ಲಿ ಸಾಮಾನ್ಯವಾಗಿ ಸ್ಮರಣಾರ್ಥ ಐತಿಹಾಸಿಕ ಘಟನೆಗಳಿಗೆ ಉಪಯೋಗಿಸಲಾಗುತ್ತದೆ. 'ಅಯ್ಯಾಮಿಲ್ಲಾಹ್' ಎಂದರೆ ಅಲ್ಲಾಹನು ಗತಕಾಲದ ಜನಾಂಗಗಳು ಮತ್ತು ಮಹಾ ವ್ಯಕ್ತಿಗಳಿಗೆ ಅವರವರ ಕರ್ಮಕ್ಕನುಗುಣವಾಗಿ ಪ್ರತಿಫಲ ಅಥವಾ ಶಿಕ್ಷೆ ನೀಡಿದಂತಹ ಮಾನವೇತಿಹಾಸದ ಪ್ರಮುಖ ಅಧ್ಯಾಯಗಳಾಗಿವೆ.

3. ಅರ್ಥಾತ್- ದೃಷ್ಟಾಂತಗಳೇನೋ ಇವೆ. ಆದರೆ ಅಲ್ಲಾಹನ ಪರೀಕ್ಷೆಗಳ ವೇಳೆ ತಾಳ್ಮೆ ಮತ್ತು ಧೈರ್ಯದಿಂದಿರುವವರಿಗೆ ಹಾಗೂ ಅಲ್ಲಾಹನ ಅನುಗ್ರಹಗಳನ್ನು ಸರಿಯಾಗಿ ಅನುಭವಿಸಿ ಆ ಬಗ್ಗೆ ದೇವನನ್ನು ಸ್ತುತಿಸುವವರಿಗೆ ಮಾತ್ರ ಅದರಿಂದ ಪ್ರಯೋಜನ ಪಡೆಯುವುದು ಸಾಧ್ಯ.

4. ಹ. ಮೂಸಾರ(ಅ) ಭಾಷಣ ಪೂರ್ವೋಕ್ತ ವಿಷಯದೊಂದಿಗೆ ಸಮಾಪ್ತಿಗೊಂಡಿತು. ಇಲ್ಲಿಂದ ಮಕ್ಕಾದ ಸತ್ಯನಿಷೇಧಿಗಳೊಂದಿಗಿನ ನೇರ ಅಭಿಪ್ರಾಯವಿಲ್ಲದೇ ಆರಂಭಗೊಳ್ಳುತ್ತದೆ.

ಸಿಗದ ಅವರ ನಂತರದ ಹಲವಾರು ಜನಾಂಗಗಳ ಸಮಾಚಾರಗಳು ನಿಮಗೆ ತಲುಪಲಿಲ್ಲವೇ? ಅವರ ಸಂದೇಶವಾಹಕರು ಅವರ ಬಳಿಗೆ ಸುಸ್ಪಷ್ಟ ವಿಷಯಗಳನ್ನೂ ಸುವ್ಯಕ್ತ ನಿದರ್ಶನಗಳನ್ನೂ ತಂದಾಗ ಅವರು ತಮ್ಮ ಕೈಯನ್ನು ಬಾಯೊಳಗೆ ಒತ್ತಿಕೊಂಡು (ಹೀಗೆ) ಹೇಳಿದರು- "ಯಾವ ಸಂದೇಶ ಸಹಿತ ನೀವು ಕಳುಹಿಸಲ್ಪಟ್ಟಿರುವಿರೋ ಅದನ್ನು ನಾವು ನಿರಾಕರಿಸುತ್ತೇವೆ ಮತ್ತು ನೀವು ನಮಗೆ ಯಾವುದರ ಕರೆ ನೀಡುತ್ತೀರೋ ಅದರ ಬಗ್ಗೆ ನಾವು ತೀವ್ರ ಚಿಂತಾಪೂರ್ಣ ಸಂಶಯಕ್ಕೊಳಗಾಗಿದ್ದೇವೆ."

10. ಅವರ ರಸೂಲರು ಹೇಳಿದರು- "ಆಕಾಶಗಳ ಮತ್ತು ಭೂಮಿಯ ಸೃಷ್ಟಿಕರ್ತನಾದ ಅಲ್ಲಾಹನ ಬಗ್ಗೆ ನಿಮಗೆ ಸಂಶಯವಿದೆಯೇ? ಅವನು ನಿಮ್ಮ ಅಪರಾಧಗಳನ್ನು ಕ್ಷಮಿಸಲಿಕ್ಕಾಗಿ ಮತ್ತು ನಿಮಗೆ ಒಂದು ನಿಶ್ಚಿತ ಅವಧಿಯ ತನಕ ಸಮಯಾವಕಾಶ ನೀಡಲಿಕ್ಕಾಗಿ ನಿಮ್ಮನ್ನು ಕರೆಯುತ್ತಿದ್ದಾನೆ." ಅವರು (ಹೀಗೆ) ಉತ್ತರಕೊಟ್ಟರು, "ನೀವು ನಮ್ಮ ಹಾಗಿರುವ ಮನುಷ್ಯರಲ್ಲದೆ ಇನ್ನೇನೂ ಅಲ್ಲ. ನಮ್ಮ ಪೂರ್ವಿಕರಿಂದಲೇ ಆರಾಧಿಸಲ್ಪಡುತ್ತಾ ಬಂದಿರುವವುಗಳ ದಾಸ್ಯ-ಆರಾಧನೆಯಿಂದ ನೀವು ನಮ್ಮನ್ನು ತಡೆಯಲಿಚ್ಛಿಸುತ್ತೀರಿ. ಹಾಗಿದ್ದರೆ ಸುವ್ಯಕ್ತ ಆಧಾರ ಪ್ರಮಾಣ ತನ್ನಿರಿ."

11. ಅವರ ರಸೂಲರು ಅವರೊಡನೆ ಹೇಳಿದರು; "ನಿಜಕ್ಕೂ ನಾವು ನಿಮ್ಮಂತಹ ಮನುಷ್ಯರೇ ವಿನಾ ಇನ್ನೇನೂ ಅಲ್ಲ. ಆದರೆ ಅಲ್ಲಾಹನು ತನ್ನ ದಾಸರ ಪೈಕಿ ತನಗಿಷ್ಟ ಬಂದವರನ್ನು ಅನುಗ್ರಹಿಸುತ್ತಾನೆ ಮತ್ತು ನಿಮಗೇನಾದರೂ ಆಧಾರ ಪ್ರಮಾಣ ತರುವುದು ನಮ್ಮ ಅಧಿಕಾರದಲ್ಲಿಲ್ಲ. ಆಧಾರ ಪ್ರಮಾಣ ಅಲ್ಲಾಹನ ಅನುಜ್ಞೆಯಿಂದಲೇ ಬರಬಲ್ಲದು ಮತ್ತು ಸತ್ಯವಿಶ್ವಾಸಿಗಳು ಅಲ್ಲಾಹನ ಮೇಲೆಯೇ ಭರವಸೆ ಇಡಬೇಕು."

12. ನಮ್ಮ ಜೀವನ ಮಾರ್ಗಗಳಲ್ಲಿ ಅಲ್ಲಾಹನು ನಮಗೆ ಮಾರ್ಗದರ್ಶನ ಮಾಡಿರುವಾಗ ನಾವು ಅವನ ಮೇಲೆ ಏಕೆ ಭರವಸೆ ಇಡಬಾರದು. ನೀವು ನಮಗೆ ಕೊಡುವಂತಹ ಹಿಂಸೆಗಳನ್ನು ನಾವು ಸಹಿಸಿಕೊಳ್ಳುವೆವು. ಭರವಸೆಯಿಡುವವರ ಭರವಸೆಯು ಅಲ್ಲಾಹನ ಮೇಲೆಯೇ ಇರಬೇಕು."

وَالَّذِينَ مِنْ بَعْدِهِمْ لَا يَعْلَمُهُمْ إِلَّا
اللَّهُ طَجَاءُ تَهُمُ رُسُلُهُمْ بِالْبَيِّنَاتِ فَرَدُّوا
أَيْدِيَهُمْ فِي آفْوَاهِهِمْ وَقَالُوا إِنَّا كَفَرْنَا
بِمَا أُرْسِلْنَا بِهِ وَإِنَّا لَفِي شَكٍّ مِمَّا
تَدْعُونَنَا إِلَيْهِ مَرِيبٍ ⑩

قَالَتْ رُسُلُهُمْ إِنِّي إلهي شاك فاطر
السموات والأرض يدعوكم ليغفركم
لكم من ذنوبكم ويؤخركم إلى أجل
مسمى ط قالوا إن أنتم إلا بشر مثلنا
تريدون أن تصدونا عما كان يعبد
آبائنا فأتونا بسطن مبین ⑩

قَالَتْ لَهُمْ رُسُلُهُمْ إِنْ نَحْنُ إِلَّا بَشَرٌ
مِثْلَكُمْ وَلَكِنَّ اللَّهَ يَمُنُّ عَلَى مَنْ يَشَاءُ
مِنْ عِبَادِهِ ط وَمَا كَانَ لَنَا أَنْ نَأْتِيَكُمْ
بِسُلْطِنٍ إِلَّا بِإِذْنِ اللَّهِ ط وَعَلَى اللَّهِ
فَلْيَتَوَكَّلِ الْمُؤْمِنُونَ ⑩

وَمَا لَنَا أَلَّا نَتَوَكَّلَ عَلَى اللَّهِ وَقَدْ هَدَانَا
سُبُلَنَا ط وَكَتُوبِينَ عَلَى مَا أَدَّيْتُمُونَ ط
وَعَلَى اللَّهِ فَلْيَتَوَكَّلِ الْمُتَوَكِّلُونَ ⑩

5. ಇದು 'ಬೆರಳು ಕಚ್ಚಿಕೊಳ್ಳುವುದು' ಅಥವಾ 'ಕಿವಿಗೆ ಕೈ ಇಟ್ಟು ಕೊಳ್ಳುವುದು' ಮುಂತಾಗಿ ಹೇಳಲಾಗುವಂತಹ ಅರ್ಥವನ್ನೇ ಹೊಂದಿದೆ.

13. ಕೊನೆಗೆ ಸತ್ಯನಿಷೇಧಿಗಳು ತಮ್ಮ ಸಂದೇಶವಾಹಕರೊಡನೆ, "ನೀವು ನಮ್ಮ ಜಾತಿಗೆ ಮರಳಿ ಬರಬೇಕು" ಇಲ್ಲವೇ ನಾವು ನಿಮ್ಮನ್ನು ನಮ್ಮ ನಾಡಿನಿಂದ ಹೊರಕ್ಕೆಟ್ಟಿ ಬಿಡುವೆವು" ಎಂದರು. ಆಗ ಅವರ ಪ್ರಭು ಅವರ ಮೇಲೆ 'ದಿವ್ಯವಾಣಿ' ಕಳುಹಿಸಿದನು - "ನಾವು ಈ ಅಕ್ರಮಗಳನ್ನು ನಾಶಗೊಳಿಸುವೆವು-

وَقَالَ الَّذِينَ كَفَرُوا لِرُسُلِهِمْ لَنُخْرِجَنَّكُمْ
مِّنْ أَرْضِنَا أَوْ لَتَعُوذُنَّ فِي مِلَّتِنَا
فَأَوْحَىٰ إِلَيْهِمْ رَبُّهُمْ لَنُهَلِكَنَّ الظَّالِمِينَ ۝

14. ಮತ್ತು ಆ ಬಳಿಕ ನಿಮ್ಮನ್ನು ಭೂಮಿಯಲ್ಲಿ ನೆಲೆಗೊಳಿಸುವೆವು. ಇದು ನನ್ನ ಸನ್ನಿಧಿಯಲ್ಲಿ ನಡೆಯಲಿರುವ ವಿಚಾರಣೆಯ ಭಯ ವಿರಿಸಿಕೊಂಡವನಿಗೆ ಹಾಗೂ ನನ್ನ ಎಚ್ಚರಿಕೆಗೆ ಹೆದರುವವನಿಗೆ ಇರುವ ಬಹುಮಾನ."

وَلَنُسَكِّنَنَّكُمْ الْأَرْضَ مِنْ بَعْدِهِمْ
ذَٰلِكَ لِمَنْ خَافَ مَقَامِي وَخَانَ وَعِيدًا ۝

15. ಅವರು ತೀರ್ಮಾನ ಬಯಸಿದ್ದರು. (ಅವರ ತೀರ್ಮಾನ ಹೀಗಾಯಿತು). ಪ್ರತಿಯೊಬ್ಬ ಮದೋನ್ಮತ್ತ ಸತ್ಯನಿಷೇಧಿಯು ಶಿಕ್ಷಿಸಲ್ಪಟ್ಟನು.

وَاسْتَفْتَحُوا وَخَابَ كُلُّ جَبَّارٍ عَنِيدٍ ۝

16. ಇದರ ನಂತರ ಮುಂದೆ ಅವನಿಗೆ 'ನರಕ' ಇದೆ. ಅಲ್ಲಿ ಅವನಿಗೆ ಕೀವು ಮಿಶ್ರಿತ ರಕ್ತದಂತಹ ನೀರನ್ನು ಕುಡಿಯಲು ಕೊಡಲಾಗುವುದು.

مِّنْ وَّرَائِهِ جَهَنَّمُ وَيُسْقَىٰ مِنْ
مَاءٍ صَدِيدٍ ۝

17. ಅದನ್ನು ಅವನು ಬಹಳ ಪ್ರಯಾಸ ಪೂರ್ವಕ ಗಂಟಲಿನಿಂದ ಇಳಿಸಲು ಪ್ರಯತ್ನಿಸುವನು ಮತ್ತು ಅತ್ಯಂತ ಕಷ್ಟದಿಂದಲೇ ಇಳಿಸಬಲ್ಲನು. ಮೃತ್ಯು ಎಲ್ಲ ಕಡೆಗಳಿಂದಲೂ ಅವನನ್ನು ಆವರಿಸಿರುವುದು. ಆದರೆ ಅವನು ಸಾಯಲಾರ. ಮುಂದೆ ಒಂದು ಘೋರ ಯಾತನೆಯು ಅವನಿಗೆ ಪ್ರಾಣಕಂಟಕವಾಗಿರುವುದು.

يَتَجَرَّعُهُ وَلَا يَكَادُ يُسِينُهُ وَيَأْتِيهِ
الْمَوْتُ مِنْ كُلِّ مَكَانٍ وَمَا هُوَ
بِمُعْتَبِرٍ وَمِنَ وَّرَائِهِ عَذَابٌ غَلِيظٌ ۝

18. ತಮ್ಮ ಪ್ರಭುವನ್ನು ನಿಷೇಧಿಸಿದವರ ಕರ್ಮಗಳ ಉದಾಹರಣೆಯು ಒಂದು ಬಿರುಗಾಳಿಯ ದಿನದ ಚಂಡಮಾರುತವು ಹಾರಿಸಿದ ಬೂದಿಯಂತಿದೆ. ಅವರು ತಮ್ಮ ಗಳಿಕೆಗೆ ಯಾವ ಪ್ರತಿಫಲವನ್ನೂ ಪಡೆಯಲಾರರು. ಇದೇ ಪ್ರಥಮ ದರ್ಜೆಯ ಪಥಭ್ರಷ್ಟತೆ.

مَثَلُ الَّذِينَ كَفَرُوا بِرَبِّهِمْ أَعْمَالُهُمْ
كَرَمَاتٍ اِسْتَدَّتْ بِهِنَّ الرِّيحُ فِي يَوْمٍ
عَاصِفٍ لَا يَقْدِرُونَ مِمَّا كَسَبُوا عَلَىٰ
شَيْءٍ ذَٰلِكَ هُوَ الصَّلٰٓءُ الْبَعِيْدُ ۝

6. ಪ್ರವಾದಿಗಳು ತಮ್ಮ ಪ್ರವಾದಿತ್ವಕ್ಕೆ ಮೊದಲು ಪಥಭ್ರಷ್ಟ ಸಮುದಾಯದ ಅನುಯಾಯಿಯಾಗಿದ್ದರು ಎಂದು ಇದರ ಅರ್ಥವಲ್ಲ. ಪ್ರವಾದಿತ್ವಕ್ಕೆ ಮೊದಲು ಅವರು ಒಂದು ರೀತಿಯ ಮೌನ ಜೀವನ ನಡೆಸುತ್ತಿದ್ದರು. ಯಾವುದೇ ಧರ್ಮದ ಪ್ರಚಾರವನ್ನು ಅವರು ನಡೆಸುತ್ತಿರಲಿಲ್ಲ. ಹಾಗೆಯೇ ಪ್ರಚಲಿತವಿದ್ದ ಯಾವುದೇ ಧರ್ಮವನ್ನು ಅವರು ನಿರಾಕರಿಸುತ್ತಲೂ ಇರಲಿಲ್ಲ. ಆದ್ದರಿಂದ ಅವರ ಜನಾಂಗ ಅವರನ್ನು ನಮ್ಮ ಪೈಕಿಯವನೇ ಆದ ಒಬ್ಬನೆಂದು ಭಾವಿಸುತ್ತಿದ್ದರು. ಪ್ರವಾದಿತ್ವದ ಕೆಲಸವನ್ನು ಆರಂಭಿಸುತ್ತಲೇ, ಪೂರ್ವಜರ ಸಮುದಾಯದಿಂದ ಹೊರಹೋದರೆಂಬ ಆರೋಪವನ್ನು ಅವರ ಮೇಲೆ ಹೊರಿಸಲಾಗುತ್ತಿತ್ತು. ವಾಸ್ತವದಲ್ಲಿ ಪ್ರವಾದಿತ್ವಕ್ಕೆ ಮೊದಲೂ ಅವರೆಂದೂ ಬಹುದೇವಾರಾಧಕರ ಜನಾಂಗದಲ್ಲಿ ಸೇರಿರಲಿಲ್ಲ. ಆದ್ದರಿಂದ ಅವರು ಅದರಿಂದ ಹೊರನಡೆದಿರುವ ಆರೋಪ ಹೊರಿಸುವುದು ಅರ್ಥಹೀನವಾಗಿದೆ ಎಂಬುದು ಇದರ ಅರ್ಥ.

19. ಅಲ್ಲಾಹನು ಭೂಮಿ-ಆಕಾಶಗಳ ಸೃಷ್ಟಿಯನ್ನು ಸತ್ಯಪೂರ್ಣವಾಗಿ ನೆಲೆ ನಿಲ್ಲಿಸಿರುವುದನ್ನು ನೀವು ಕಾಣುವುದಿಲ್ಲವೇ? ಅವನು ಇಚ್ಛಿಸಿದರೆ ನಿಮ್ಮನ್ನು ಅಳಿಸಿ ಒಂದು ಹೊಸ ಸೃಷ್ಟಿಯನ್ನು ನಿಮ್ಮ ಸ್ಥಾನದಲ್ಲಿ ತರಬಲ್ಲನು.

أَلَمْ تَرَ أَنَّ اللَّهَ خَلَقَ السَّمَوَاتِ وَالْأَرْضَ بِالْحَقِّ إِنَّ يَشَاءُ يَذُوبُكُمْ وَيَأْتِي بِخَلْقٍ جَدِيدٍ ﴿١٩﴾

20. ಹೀಗೆ ಮಾಡಲು ಅವನಿಗೇನೂ ಪ್ರಯಾಸವಿಲ್ಲ.

وَمَا ذَلِكَ عَلَى اللَّهِ بِعَزِيزٍ ﴿٢٠﴾

21. ಇವರೆಲ್ಲರೂ ಒಟ್ಟಾಗಿ ಅಲ್ಲಾಹನ ಮುಂದೆ ಪ್ರತ್ಯಕ್ಷರಾಗುವಾಗ ಈ ಲೋಕದಲ್ಲಿ ಅಶಕ್ತರಾಗಿದ್ದವರು ಅಹಂಭಾವಿಗಳಾಗಿದ್ದವರೊಡನೆ, "ಭೂಲೋಕದಲ್ಲಿ ನಾವು ನಿಮಗೆ ಅಧೀನರಾಗಿದ್ದೆವು. ಈಗ ನೀವು ನಮ್ಮನ್ನು ಅಲ್ಲಾಹನ ಶಿಕ್ಷೆಯಿಂದ ರಕ್ಷಿಸಲಿಕ್ಕಾಗಿಯೂ ಏನಾದರೂ ಮಾಡಬಲ್ಲೀರಾ?" ಎಂದು ಕೇಳುವರು. (ಅದಕ್ಕೆ ಅವರು (ಹೀಗೆ) ಉತ್ತರ ಕೊಡುವರು: "ಅಲ್ಲಾಹ್ ನಮಗೆ ಮೋಕ್ಷದ ದಾರಿಯನ್ನು ತೋರಿಸಿ ಕೊಡುತ್ತಿದ್ದರೆ ನಾವು ನಿಮಗೂ ಅದನ್ನು ಖಂಡಿತ ತೋರಿಸಿ ಕೊಡುತ್ತಿದ್ದೆವು. ಈಗ ನಾವು ಪ್ರಲಾಪಿಸಿದರೂ ಸಹಿಸಿಕೊಂಡರೂ (ಪರಿಣಾಮ) ಒಂದೇ. ಹೇಗಿದ್ದರೂ ನಮಗೆ ರಕ್ಷಣೆಯ ಯಾವ ದಾರಿಯೂ ಇಲ್ಲ."

وَبَرُّوا بِاللَّهِ جَبِينًا فَقَالَ الضُّعَفَاءُ لِلَّذِينَ اسْتَكْبَرُوا إِنَّا كُنَّا لَكُمْ تَبَعًا فَهَلْ أَنْتُمْ مُّعْتَدُونَ عَنَّا مِنْ عَدَابِ اللَّهِ مِنْ شَيْءٍ ط قَالُوا لَا وَهَدَانَا اللَّهُ لَهْدًا يَنْكُمُ سَوَاءٌ عَلَيْنَا أَجْرُغْنَا أَمْ صَبَرْنَا مَا لَنَا مِنْ مَّحْجِبٍ ﴿٢١﴾

22. ತೀರ್ಮಾನ ಆಗಿ ಬಿಟ್ಟಾಗ ಶೈತಾನ್(ಹೀಗೆ) ಹೇಳುವನು: "ವಾಸ್ತವದಲ್ಲಿ ಅಲ್ಲಾಹನು ನಿಮಗೆ ನೀಡಿದ್ದ ವಾಗ್ದಾನಗಳೆಲ್ಲ ಸತ್ಯ ವಾಗಿದ್ದುವು ಮತ್ತು ನಾನು ನಿಮಗೆ ಮಾಡಿದ್ದ ವಾಗ್ದಾನಗಳ ಪೈಕಿ ಒಂದನ್ನೂ ನೆರವೇರಿಸಲಿಲ್ಲ. ನಿಮ್ಮ ಮೇಲೆ ನನ್ನ ಬಲ ಪ್ರಯೋಗವೇನೂ ಇರಲಿಲ್ಲ. ನಾನು ನಿಮ್ಮನ್ನು ನನ್ನ ಮಾರ್ಗದ ಕಡೆಗೆ ಕರೆ ನೀಡಿದ್ದುದೇ ವಿನಾ ಇನ್ನೇನೂ ಮಾಡಲಿಲ್ಲ. ನೀವು ನನ್ನ ಕರೆಗೆ ಓಗೊಟ್ಟಿರಿ. ಈಗ ನನ್ನನ್ನು ಹಳಿಯಬೇಡಿರಿ; ನಿಮ್ಮನ್ನೇ ನೀವು ಹಳಿದುಕೊಳ್ಳಿರಿ. ಇಲ್ಲಿ ನಿಮ್ಮ ದುಃಖವನ್ನು ನಾನು ನಿವಾರಿಸಲಾರೆ ಮತ್ತು ನನ್ನ ದುಃಖವನ್ನು ನೀವೂ ನಿವಾರಿಸಲಾರಿರಿ. ಈ ಮೊದಲು ನೀವು ನನ್ನನ್ನು ದೇವತ್ವದಲ್ಲಿ ಭಾಗೀದಾರನನ್ನಾಗಿ ಮಾಡಿದ್ದರೆ ನಾನು ಅದರಿಂದ ಹೊಣೆ ವಿಮುಕ್ತನಾಗಿದ್ದೇನೆ. ಇಂತಹ ಅಕ್ರಮಿಗಳಿಗೆ ವೇದನಾಯುಕ್ತ ಶಿಕ್ಷೆಯಿರುವುದು ಖಂಡಿತ."

وَقَالَ الشَّيْطَانُ لَمَّا قُضِيَ الْأَمْرُ إِنَّ اللَّهَ وَعَدَكُمْ وَعَدَ الْحَقِّ وَوَعَدْتُكُمْ فَأَخْلَفْتُكُمْ وَمَا كَانَ لِي عَلَيْكُمْ مِنْ سُلْطَانٍ إِلَّا أَنْ دَعَوْتُكُمْ فَاسْتَجَبْتُمْ لِي فَلَا تَتُومُونِي وَتُوْمُوا أَنْفُسَكُمْ مَا أَنَا بِمُصْرِخِكُمْ وَمَا أَنْتُمْ بِمُصْرِخِيَّ إِنِّي كَفَرْتُ بِمَا أَشْرَكْتُمُونِ مِنْ قَبْلُ إِنَّ الظَّالِمِينَ لَهُمْ عَذَابٌ أَلِيمٌ ﴿٢٢﴾

7. ವಿಶ್ವಾಸಾತ್ಮಕವಾಗಿ ಶೈತಾನನನ್ನು ಯಾರೂ ದೇವತ್ವದಲ್ಲಿ ಸಹಭಾಗಿಯಾಗಿ ಮಾಡುವುದಿಲ್ಲ ಮತ್ತು ಅದರ ಉಪಾಸನೆ ಮಾಡುವುದಿಲ್ಲ ಎಂಬುದು ಸರ್ವವಿಧಿತ. ಎಲ್ಲರೂ ಅದನ್ನು ಶಪಿಸುತ್ತಾರೆ. ಆದರೆ ಅದರ ಅನುಸರಣೆ, ದಾಸ್ಯ ಮತ್ತು ಅಂಧ ಅಥವಾ ಉದ್ದೇಶ ಪೂರ್ವಕವಾದ ಅನುಕರಣೆಯನ್ನು ಮಾಡಲಾಗುತ್ತದೆ. ಅದನ್ನೇ ಇಲ್ಲಿ 'ಬಹುದೇವಾರಾಧನೆ' ಎಂದು ಕರೆಯಲಾಗಿದೆ.

23. ಇದಕ್ಕೆ ವ್ಯತಿರಿಕ್ತವಾಗಿ ಸತ್ಯವಿಶ್ವಾಸ ಸ್ವೀಕರಿಸಿದವರೂ ಸತ್ಯಮ್ ವೆಸಗಿದವರೂ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಗೊಳಿಸಲ್ಪಡುವರು. ಅಲ್ಲಿ ಅವರು ತಮ್ಮ ಪ್ರಭುವಿನ ಅನುಜ್ಞೆಯಿಂದ ಸದಾ ವಾಸಿಸುತ್ತಿರುವರು. ಅಲ್ಲಿ ಅವರನ್ನು ಶಾಂತಿಯ ಶುಭಾಶಯಗಳೊಂದಿಗೆ ಸ್ವಾಗತಿಸಲಾಗುವುದು.

24. ಅಲ್ಲಾಹನು 'ಪವಿತ್ರ ವಚನ'ವನ್ನು ಯಾವುದಕ್ಕೆ ಹೋಲಿಸಿರುತ್ತಾನೆಂದು ನೀವು ನೋಡುತ್ತಿಲ್ಲವೇ? ಅದರ ಉಪಮೆ ಹೀಗಿದೆ: ಒಂದು ಉತ್ತಮ ಜಾತಿಯ ಮರ. ಅದರ ಬೇರುಗಳು ನೆಲದೊಳಗೆ ಆಳಕ್ಕೆ ಸ್ಥಿರವಾಗಿ ನಾಟಿವೆ. ಗೆಲ್ಲುಗಳು ಆಕಾಶಕ್ಕೆ ಮುಟ್ಟಿವೆ.

25. ಅದು ಸದಾಕಾಲವೂ ತನ್ನ ಪ್ರಭುವಿನ ಅನುಜ್ಞೆಯಿಂದ ತನ್ನ ಫಲಗಳನ್ನು ಕೊಡುತ್ತಿದೆ. ಜನರು ಇವುಗಳಿಂದ ಪಾಠ ಕಲಿಯಲೆಂದು ಅಲ್ಲಾಹನು ಈ ಉದಾಹರಣೆಗಳನ್ನು ಕೊಡುತ್ತಾನೆ.

26. 'ಪೈಶಾಚಿಕ ವಚನ'ದ ಉಪಮೆ - ಒಂದು ಕೆಟ್ಟ ಜಾತಿಯ ಮರದಂತಿದೆ. ಅದು ಭೂಮಿಯ ಮೇಲ್ಭಾಗದಿಂದ ಕಿತ್ತೆಸೆಯಲ್ಪಡುತ್ತದೆ. ಅದಕ್ಕೆ ಸ್ಥಿರತೆಯೆಂಬುದೇ ಇಲ್ಲ.

27. ಅಲ್ಲಾಹನು ಸತ್ಯವಿಶ್ವಾಸಿಗಳಿಗೆ ಒಂದು ಸ್ಥಿರ ವಚನದ ಆಧಾರದಲ್ಲಿ ಇಹ-ಪರಗಳೆರಡರಲ್ಲೂ ಭದ್ರತೆ ದಯಪಾಲಿಸುತ್ತಾನೆ ಮತ್ತು ಅಕ್ರಮಿಗಳನ್ನು ಅಲ್ಲಾಹನು ದಾರಿಗೇಡಿಸುತ್ತಾನೆ. ತನಗಿಷ್ಟ ಬಂದಂತೆ ಮಾಡುವ ಅಧಿಕಾರ ಅಲ್ಲಾಹನಿಗಿದೆ.

28. ಅಲ್ಲಾಹನಿಂದ 'ಕೊಡುಗೆ'ಯನ್ನು ಪಡೆದು ಅದನ್ನು ಕೃತಘ್ನತೆಯನ್ನಾಗಿ ಬದಲಾಯಿಸಿ, (ತಮ್ಮೊಂದಿಗೆ) ತಮ್ಮ ಜನಾಂಗವನ್ನೂ ವಿನಾಶಗೃಹದೊಳಕ್ಕೆ ತಳ್ಳಿಬಿಟ್ಟವರನ್ನು ನೀವು ಕಂಡಿರಾ?

29. ಅರ್ಥಾತ್ ಜಹನ್ನಮ್‌ನೊಳಗೆ (ನರಕದೊಳಗೆ), ಅದರಲ್ಲಿ ಅವರು ಕರಟಿ ಹೋಗುವರು. ಅದು ಅತ್ಯಂತ ನಿಕೃಷ್ಟ ತಾಣ.

30. ಅಲ್ಲಾಹನ ಮಾರ್ಗದಿಂದ ತಮ್ಮನ್ನು ತಪ್ಪಿಸಲಿಕ್ಕಾಗಿ ಅವರು ಅಲ್ಲಾಹನಿಗೆ ಕೆಲವು ಭಾಗೀದಾರರನ್ನು ಮಾಡಿಕೊಂಡರು. ಅವರೊಡನೆ, "ಈಗ ನೀವು ಸುಖ ಪಟ್ಟು ಕೊಳ್ಳಿರಿ. ಕೊನೆಗೆ ನಿಮಗೆ ನರಕಕ್ಕೆ ಮರಳಿ ಹೋಗಬೇಕಾಗಿದೆ" ಎಂದು ಹೇಳಿರಿ.

وَأُدْخِلَ الَّذِينَ آمَنُوا وَعَمِلُوا الصَّالِحَاتِ
جَنَّاتٍ تَجْرِي مِنْ تَحْتِهَا الْأَنْهَارُ خَالِدِينَ
فِيهَا بِإِذْنِ رَبِّهِمْ تَحِيَّتُهُمْ فِيهَا سَلَامٌ ﴿٢٣﴾

أَلَمْ تَرَ كَيْفَ ضَرَبَ اللَّهُ مَثَلًا كَلِمَةً
طَيِّبَةً كَشَجَرَةٍ طَيِّبَةٍ أَصْلُهَا ثَابِتٌ
وَفَرْعُهَا فِي السَّمَاءِ ﴿٢٤﴾

تُؤْتِي أُكْلَهَا كُلَّ حِينٍ بِإِذْنِ رَبِّهَا ﴿٢٥﴾
يَصْرِبُ اللَّهُ الْأَمْثَالَ لِلنَّاسِ لَعَلَّهُمْ يَتَذَكَّرُونَ ﴿٢٥﴾

وَمَثَلُ كَلِمَةٍ خَبِيثَةٍ كَشَجَرَةٍ خَبِيثَةٍ
اجْتُثَّتْ مِنْ فَوْقِ الْأَرْضِ مَا لَهَا مِنْ قَرَارٍ ﴿٢٦﴾

يُنزِّلُ اللَّهُ الَّذِينَ آمَنُوا بِالْقَوْلِ الثَّابِتِ
فِي الْحَيَاةِ الدُّنْيَا وَفِي الْآخِرَةِ وَيُضِلُّ
اللَّهُ الظَّالِمِينَ ﴿٢٧﴾ وَيَقَعُ اللَّهُ مَا يَشَاءُ ﴿٢٧﴾

أَلَمْ تَرَ إِلَى الَّذِينَ بَدَّلُوا نِعْمَتَ اللَّهِ
كُفْرًا وَآحَلُّوا قَوْمَهُمْ دَارَ الْبُؤْسِ ﴿٢٨﴾

جَهَنَّمَ يَصَلُّونَهَا وَبِسَّ الْقَرَارِ ﴿٢٩﴾

وَجَعَلُوا لِلَّهِ أَنْدَادًا لِيُضِلُّوا عَنْ سَبِيلِهِ
فَلْيَسْتَعْوُوا فَإِنَّ مَصِيرَكُمْ إِلَى النَّارِ ﴿٣٠﴾

31. ಓ ಪೈಗಂಬರರೇ, ಸತ್ಯವಿಶ್ವಾಸವನ್ನು ಸ್ವೀಕರಿಸಿದ ನನ್ನ ದಾಸರೊಡನೆ ನಮಾಝನ್ನು ಸಂಸ್ಥಾಪಿಸಲಿಕ್ಕೂ ಲೇವಾದೇವಿಗಳೂ ಸ್ನೇಹಾಚಾರಗಳೂ ಇರಲಾರದ ಆ ದಿನ ಬರುವುದಕ್ಕೆ ಮುಂಚೆಯೇ ನಾವು ಅವರಿಗೆ ಏನನ್ನೆಲ್ಲ ದಯಪಾಲಿಸಿರುತ್ತೇವೋ ಅದರಿಂದ ರಹಸ್ಯವಾಗಿಯೂ ಬಹಿರಂಗವಾಗಿಯೂ (ಸತ್ಕಾರ್ಯಗಳಲ್ಲಿ) ಖರ್ಚು ಮಾಡಲಿಕ್ಕೂ ಹೇಳಿಬಿಡಿರಿ.

قُلْ لِعِبَادِيَ الَّذِينَ آمَنُوا يُقِيمُوا الصَّلَاةَ
وَيُنْفِقُوا مِمَّا رَزَقْنَاهُمْ سِرًّا وَعَلَانِيَةً
مِمَّن قَبْلَ أَنْ يَأْتِيَ يَوْمَ لَا يَبْعَثُ فِيهِ
وَلَا خِلْفٌ ﴿٣١﴾

32. ಭೂಮಿ-ಆಕಾಶಗಳನ್ನು ಸೃಷ್ಟಿಸಿದವನೂ ಆಕಾಶದಿಂದ ಮಳೆ ಸುರಿಸಿದವನೂ ಅದರ ಮೂಲಕ ನಿಮಗೆ ಆಹಾರವನ್ನೊದಗಿಸಲಿಕ್ಕಾಗಿ ತರತರದ ಫಲಗಳನ್ನು ಉತ್ಪಾದಿಸಿದವನೂ ಅಲ್ಲಾಹನೇ ಆಗಿರುತ್ತಾನೆ. ಅವನು ತನ್ನ ಆಜ್ಞೆ ಪ್ರಕಾರ ಸಮುದ್ರದಲ್ಲಿ ಸಂಚರಿಸುವಂತೆ ಹಡಗನ್ನು ನಿಮ್ಮ ನಿಯಂತ್ರಣಕ್ಕೆ ಕೊಟ್ಟನು ಮತ್ತು ನಿಮಗಾಗಿ ನದಿಗಳನ್ನೂ ನಿಯಂತ್ರಿಸಿದನು.

اللَّهُ الَّذِي خَلَقَ السَّمَوَاتِ وَالْأَرْضَ
وَأَنْزَلَ مِنَ السَّمَاءِ مَاءً فَأَخْرَجَ بِهِ
مِنَ الشَّجَرَاتِ رِزْقًا لَكُمْ وَسَخَّرَ لَكُمْ
الْفُلْكَ لِتَجْرِيَ فِي الْبَحْرِ بِأَمْرِهِ وَسَخَّرَ
لَكُمْ الْأَنْهَارَ ﴿٣٢﴾

33. ಅವನು ನಿರಂತರವಾಗಿ ಚಲಿಸುತ್ತಿರುವ ಸೂರ್ಯ ಚಂದ್ರರನ್ನು ನಿಮಗಾಗಿ ನಿಯಂತ್ರಿಸಿದನು ಮತ್ತು ರಾತ್ರಿ ಹಗಲುಗಳನ್ನು ನಿಮಗಾಗಿ ನಿಯಂತ್ರಿಸಿದನು.*

وَسَخَّرَ لَكُمْ الشَّمْسَ وَالْقَمَرَ دَائِبِينَ
وَسَخَّرَ لَكُمْ اللَّيْلَ وَالنَّهَارَ ﴿٣٣﴾

34. ಅವನು ನೀವು ಬೇಡಿದುದನ್ನೆಲ್ಲ ನಿಮಗೆ ಕೊಟ್ಟನು.' ನೀವು ಅಲ್ಲಾಹನ 'ಕೊಡುಗೆ'ಗಳನ್ನು ಎಣಿಕೆ ಮಾಡಲಿಚ್ಛಿಸಿದರೆ ಮಾಡಲಾರಿರಿ. ವಾಸ್ತವದಲ್ಲಿ ಮಾನವನು ಮಹಾ ಅನ್ಯಾಯಿಯೂ ಕೃತಘ್ನನೂ ಆಗಿರುತ್ತಾನೆ.

وَأَنْتُمْ مِمَّنْ كُلِّ مَأْسَأَتٍ وَإِنْ
تَعَدَّوْا نِعْمَتَ اللَّهِ لَا تُحْصُوهَا إِنَّ الْإِنْسَانَ
لَظَلُومٌ كَفَّارٌ ﴿٣٤﴾

35. ಇಬ್‌ರಾಹೀಮರು ಪ್ರಾರ್ಥಿಸಿದ ಸಂದರ್ಭವನ್ನು ನೆನೆಯಿರಿ. "ಓ ನನ್ನ ಪ್ರಭೂ, ಈ ಪಟ್ಟಣ(ಅರ್ಥಾತ್ ಮಕ್ಕಾ)ವನ್ನು ಶಾಂತಿ ನಗರವನ್ನಾಗಿ ಮಾಡು ಮತ್ತು ನನ್ನನ್ನೂ ನನ್ನ ಸಂತತಿಯನ್ನೂ ವಿಗ್ರಹಾರಾಧನೆಯಿಂದ ರಕ್ಷಿಸು.

وَإِذْ قَالَ إِبْرَاهِيمُ رَبِّ اجْعَلْ هَذَا
الْبَيْتَ آمِنًا وَاجْعَلْ بَنِيَّ أُمَّةً
تَعْبُدُ الْإِسْلَامَ ﴿٣٥﴾

8. 'ನಿಮಗಾಗಿ ನಿಯಂತ್ರಿಸಿದನು' ಎಂಬುದನ್ನು ಸಾಮಾನ್ಯವಾಗಿ 'ನಿಮ್ಮ ಅಧೀನಗೊಳಿಸಿದನು' ಎಂದು ತಪ್ಪಾಗಿ ಅರ್ಥೈಸಲಾಗುತ್ತದೆ. ಅನಂತರ ಇಂತಹ ವಿಷಯವನ್ನೊಳಗೊಂಡ ಸೂಕ್ತಗಳಿಗೆ ಚಿತ್ರವಿಚಿತ್ರ ಅರ್ಥಗಳನ್ನು ಕಲ್ಪಿಸಲಾಗುತ್ತದೆ. ಕೆಲವರು ಈ ಸೂಕ್ತಗಳ ಆಧಾರದಲ್ಲಿ ಭೂಮಿ-ಆಕಾಶಗಳನ್ನು ಅಧೀನಗೊಳಿಸುವುದೇ ಮಾನವನ ಜೀವನೋದ್ದೇಶ ಎಂದು ಹೇಳುವಷ್ಟು ಅತಿರೇಕಕ್ಕೂ ತಲಪಿದ್ದಾರೆ. ವಾಸ್ತವದಲ್ಲಿ ಇವುಗಳನ್ನು ನಿಯಂತ್ರಿಸುವುದು ಎಂದರೆ ಅಲ್ಲಾಹನು ಅವುಗಳನ್ನು ಮಾನವನಿಗೆ ಪ್ರಯೋಜನಕಾರಿಯಾದಂತಹ ನಿಯಮಗಳಿಗೆ ಬದ್ಧಗೊಳಿಸಿದ್ದಾನೆ ಎಂದಾಗಿದೆ.

9. ಅರ್ಥಾತ್- ನಿರ್ಗದತ್ತವಾದ ನಿಮ್ಮೆಲ್ಲಾ ಬೇಡಿಕೆಗಳನ್ನು ಈಡೇರಿಸಿದನು. ನಿಮ್ಮ ಜೀವನಕ್ಕೆ ಬೇಕಾದುದೆಲ್ಲವನ್ನೂ ಒದಗಿಸಿದನು. ನಿಮ್ಮ ಉಳಿವು ಮತ್ತು ಅಭಿವೃದ್ಧಿಗೆ ಬೇಕಾದ ಸಾಧನಾನು ಕೂಲತೆಗಳನ್ನೆಲ್ಲಾ ದಯಪಾಲಿಸಿದನು.

36. ಓ ನನ್ನ ಪ್ರಭೂ, ಈ ವಿಗ್ರಹಗಳು ಅನೇಕರನ್ನು ದಾರಿಗಡಿಸಿವೆ. (ಇವು ನನ್ನ ಸಂತತಿಯನ್ನೂ ಪಥಭ್ರಷ್ಟಗೊಳಿಸಿಬಿಡಲೂ ಬಹುದು. ಆದುದರಿಂದ ಅವರ ಪೈಕಿ) ನನ್ನ ಪದ್ಧತಿಯಲ್ಲಿ ನಡೆಯುವವನು ನನ್ನವನು ಮತ್ತು ಯಾರಾದರೂ ನನ್ನದಕ್ಕೆ ವಿರುದ್ಧವಾದ ರೀತಿಯಲ್ಲಿ ನಡೆದರೆ, ನಿಶ್ಚಯವಾಗಿಯೂ ನೀನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಿ.

رَبِّ إِنَّمَنْ أَضَلَّنَ كَثِيرًا مِنَ النَّاسِ
فَمَنْ تَبِعَنِي فَإِنَّهُ مِنِّي وَمَنْ عَصَانِي فَإِنَّكَ
غَفُورٌ رَحِيمٌ ﴿٣٦﴾

37. ಓ ನನ್ನ ಪ್ರಭೂ, ನಾನು ನನ್ನ ಸಂತತಿಯ ಒಂದು ಭಾಗವನ್ನು ಒಂದು ಬಂಜರು ಕಣಿವೆಯಲ್ಲಿ ನಿನ್ನ ಸನ್ಮಾನ್ಯ ಗೃಹದ ಬಳಿ ತಂದು ನೆಲೆಗೊಳಿಸಿದ್ದೇನೆ. ಓ ನನ್ನ ಪ್ರಭೂ, ಇವರು ನಮಾಝನ್ನು ಸಂಸ್ಥಾಪಿಸಲೆಂದು ಹೀಗೆ ಮಾಡಿದ್ದೇನೆ. ಆದುದರಿಂದ ನೀನು ಜನಮನಗಳು ಇವರ ಕಡೆಗೆ ಒಲಿಯುವಂತೆ ಮಾಡು ಮತ್ತು ಇವರಿಗೆ ತಿನ್ನಲು ಫಲಗಳನ್ನು ನೀಡು. ಇವರು ಕೃತಜ್ಞರಾಗಲೂ ಬಹುದು.

رَبَّنَا إِنِّي أَسْكَنْتُ مِنْ ذُرِّيَّتِي بُرُودًا غَيْرَ
ذِي زُرْعَةٍ وَعِنْدَ بَيْتِكَ الْمُحَرَّمِ رَبَّنَا
لِيُقِيمُوا الصَّلَاةَ فَاجْعَلْ أَزْوَاجَهُمْ
مِنَ النَّاسِ تَهْوِي إِلَيْهِمْ وَارْزُقْهُمْ مِنْ
الثَّمَرَاتِ لَعَلَّهُمْ يَشْكُرُونَ ﴿٣٧﴾

38. ಓ ನನ್ನ ಪ್ರಭೂ, ನಾವು ಅಡಗಿಸುವುದನ್ನೂ ಬಹಿರಂಗ ಪಡಿಸುವುದನ್ನೂ ನೀನು ಬಲ್ಲವನಾಗಿರುತ್ತಿ ಮತ್ತು ನಿಜಕ್ಕೂ ಆಕಾಶಗಳಲ್ಲಾಗಲಿ ಭೂಮಿಯಲ್ಲಾಗಲಿ ಅಲ್ಲಾಹನಿಂದ ಏನೊಂದೂ ಅಡಗಿರುವುದಿಲ್ಲ.

رَبَّنَا إِنَّكَ تَعْلَمُ مَا نُخْفِي وَمَا نُعْلِنُ
وَمَا يَخْفَى عَلَى اللَّهِ مِنْ شَيْءٍ فِي
الْأَرْضِ وَلَا فِي السَّمَاءِ ﴿٣٨﴾

39. ಈ ವೃದ್ಧಾಪ್ಯದಲ್ಲಿ ನನಗೆ ಇಸ್ಮಾಈಲ್ ಮತ್ತು ಇಸ್‌ಹಾಕರಂತಹ ಪುತ್ರರನ್ನು ದಯಪಾಲಿಸಿದ ಅಲ್ಲಾಹನಿಗೆ ಕೃತಜ್ಞತೆ. ನಿಶ್ಚಯವಾಗಿಯೂ ನನ್ನ ಪ್ರಭು ಪ್ರಾರ್ಥನೆಯನ್ನು ಆಲಿಸುತ್ತಾನೆ.

الْحَمْدُ لِلَّهِ الَّذِي وَهَبَ لِي عَلَى الْكِبَرِ
إِسْمَاعِيلَ وَإِسْحَاقَ إِنَّ رَبِّي لَسَمِيعُ الدُّعَاءِ ﴿٣٩﴾

40. ಓ ನನ್ನ ಪ್ರಭೂ ನೀನು ನನ್ನನ್ನು ನಮಾಝ್ ಸಂಸ್ಥಾಪಿಸುವವನನ್ನಾಗಿ ಮಾಡು. ನನ್ನ ಸಂತತಿಯಿಂದಲೂ (ಈ ಕಾರ್ಯವೆಸಗುವವರನ್ನು ಎಬ್ಬಿಸು.) ಓ ನನ್ನ ಪ್ರಭೂ, ನನ್ನ ಪ್ರಾರ್ಥನೆಯನ್ನು ಸ್ವೀಕರಿಸು.

رَبِّ اجْعَلْنِي مُقِيمَ الصَّلَاةِ وَمِنْ
ذُرِّيَّتِي ۖ رَبَّنَا وَتَقَبَّلْ دُعَاءِ ﴿٤٠﴾

41. ಓ ನನ್ನ ಪ್ರಭೂ, ನನ್ನನ್ನೂ ನನ್ನ ಮಾತಾಪಿತರನ್ನೂ¹⁰ ಸಕಲ ಸತ್ಯವಿಶ್ವಾಸಿಗಳನ್ನೂ ವಿಚಾರಣೆ ನಡೆಸಲ್ಪಡುವ ಆ ದಿನ ಕ್ಷಮಿಸಿ ಬಿಡು.

رَبَّنَا اغْفِرْ لِي وَلِوَالِدَيَّ وَلِلْمُؤْمِنِينَ
يَوْمَ يَقُومُ الْحِسَابُ ﴿٤١﴾

10. ಹ. ಇಬ್ನ್‌ರಾಹಿಮ್(ಅ) ತಮ್ಮ ದೇಶ ಬಿಟ್ಟು ಹೊರಡುವಾಗ ಮಾಡಿದ್ದ ವಾಗ್ದಾನದಂತೆ ಅವರು ತಮ್ಮ ತಂದೆಯನ್ನೂ ಕ್ಷಮೆಯ ಪ್ರಾರ್ಥನೆಯಲ್ಲಿ ಸೇರಿಸಿದ್ದರು. "ನಿಮಗೆ ಕ್ಷಮೆ ನೀಡಬೇಕೆಂದು ನಾನು ನನ್ನ ಪ್ರಭುವಿನೊಡನೆ ಪ್ರಾರ್ಥಿಸಿಕೊಳ್ಳುವೆನು." (ಸೂರಾ:

42. ಈ ಅಕ್ರಮಿಗಳು ಮಾಡುತ್ತಿರುವುದರ ಬಗ್ಗೆ ಅಲ್ಲಾಹನು ಅಶ್ರದ್ಧ ನಾಗಿರುವನೆಂದು ನೀವು ಭಾವಿಸಬೇಡಿರಿ. ಅಲ್ಲಾಹ್ ಅವರಿಗೆ - ಕಣ್ಣುಗಳು ತೆರೆದೇ ಇರುವ ಆ ದಿನದ ವರೆಗೆ- ಕಾಲಾವಕಾಶ ನೀಡುತ್ತಿದ್ದಾನೆ.

وَلَا تَحْسَبَنَّ اللَّهَ غَافِلًا عَمَّا يَعْمَلُ الظَّالِمُونَ ۗ إِنَّمَا يُؤَخِّرُهُمْ لِيَوْمٍ تَشْخَصُ فِيهِ الْأَبْصَارُ ۗ

43. ಅಂದು ಅವರು ತಲೆಯೆತ್ತಿಕೊಂಡು ಓಡುತ್ತಿರುವರು, ಅವರ ದೃಷ್ಟಿಗಳು ಮೇಲಕ್ಕೇ ನಾಟಿರುವುವು, ಹೃದಯಗಳು ಗಾಬರಿ ಗೊಂಡಿರುವುವು.

مُهْطِعِينَ مُقْنِعِي رُءُوسِهِمْ لَا يَرْتَدُّ إِلَيْهِمْ طَرْفُهُمْ ۗ وَأَفْئِدَتُهُمْ هَوَاءٌ ۗ

44. ಓ ಪೈಗಂಬರರೇ, ಶಿಕ್ಷೆಯು ಬಂದೆರಗುವ ಆ ದಿವಸದ ಬಗ್ಗೆ ನೀವು ಜನರಿಗೆ ಎಚ್ಚರಿಕೆ ಕೊಡಿರಿ. ಆಗ ಈ ಅಕ್ರಮಿಗಳು, "ಓ ನಮ್ಮ ಪ್ರಭೂ, ನಮಗೆ ಇನ್ನೂ ಕೊಂಚ ಕಾಲಾವಕಾಶವನ್ನು ಕೊಟ್ಟು ಬಿಡು. ನಾವು ನಿನ್ನ ಕರಗೆ ಓಗೊಡುವೆವು ಮತ್ತು ಸಂದೇಶವಾಹಕರನ್ನು ಅನುಸರಿಸುವೆವು" ಎನ್ನುವರು. (ಆದರೆ ಅವರಿಗೆ ಹೀಗೆ ಉತ್ತರ ಕೊಡಲಾಗುವುದು:) "ನಮಗೆಂದೂ ಅವನತಿ ಬರಲಿಕ್ಕೇ ಇಲ್ಲವೆಂದು ಇದಕ್ಕೆ ಮುಂಚೆ ಆಣೆ ಹಾಕುತ್ತ ಹೇಳುತ್ತಿದ್ದವರು ನೀವೇ ಅಲ್ಲವೇ?"

وَأَنْذِرِ النَّاسَ يَوْمَ يَأْتِيهِمُ الْعَذَابُ ۗ فَيَقُولُ الَّذِينَ ظَلَمُوا رَبَّنَا آخِرْنَا إِلَىٰ آجَلٍ قَرِيبٍ ۗ نَجِّبْ دَعْوَتَكَ وَنَتَّبِعِ الرَّسُولَ ۗ أَوْ كَمْ تَكُونُوا أَقْسَمْتُمْ ۖ مِنْ قَبْلِ مَا لَكُمْ مِنْ رِزَالِ ۗ

45. ವಸ್ತುತಃ ನೀವು ತಮ್ಮ ಮೇಲೆ ತಾವೇ ಅಕ್ರಮವೆಸಗಿದ್ದ ಆ ಜನಾಂಗಗಳ ನಾಡುಗಳಲ್ಲಿ ವಾಸಿಸಿದ್ದಿರಿ ಮತ್ತು ನಾವು ಅವರೊಂದಿಗೆ ಹೇಗೆ ವರ್ತಿಸಿದ್ದೇವೆಂಬುದನ್ನು ನೋಡಿರುತ್ತೀರಿ ಮತ್ತು ನಾವು ಅದರ ಉದಾಹರಣೆಗಳನ್ನು ಕೊಡುತ್ತ ನಿಮಗೆ ಬೋಧಿಸಿಯೂ ಇದ್ದೆವು.

وَسَكَنتُمْ فِي مَسْكِينَ الَّذِينَ ظَلَمْتُمْ ۗ أَنفُسُهُمْ وَتَبَيَّنَ لَكُمْ كَيْفَ فَعَلْنَا بِهِمْ ۗ وَضَرَبْنَا لَكُمْ الْأَمْثَالَ ۗ

46. ಅವರು ತಮ್ಮ ಎಲ್ಲಾ ಕುತಂತ್ರಗಳನ್ನು ನಡೆಸಿ ನೋಡಿದರು. ಅವರ ಕುತಂತ್ರಗಳು ಪರ್ವತಗಳನ್ನೇ ಸರಿಸುವಷ್ಟು ಘೋರವಾಗಿದ್ದುವಾದರೂ ಅವರ ಪ್ರತಿಯೊಂದು ಕುತಂತ್ರದ ಪ್ರತಿ ಖಂಡನೆ ಅಲ್ಲಾಹನ ಬಳಿಯಲ್ಲಿತ್ತು."

وَقَدْ مَكَرُوا مَكْرَهُمْ وَعِندَ اللَّهِ مَكْرُهُمْ ۗ وَإِنْ كَانَ مَكْرُهُمْ لِتَزُولَ مِنْهُ الْجِبَالُ ۗ

47. ಆದುದರಿಂದ ಓ ಪೈಗಂಬರರೇ ಎಂದಾದರೂ ಅಲ್ಲಾಹನು, ತನ್ನ ಸಂದೇಶವಾಹಕರೊಡನೆ ಮಾಡಿದ ವಾಗ್ದಾನಗಳಿಗೆ ವಿರುದ್ಧವಾಗಿ ವರ್ತಿಸುವನೆಂದು ಭಾವಿಸಬೇಡಿರಿ. ವಾಸ್ತವದಲ್ಲಿ ಅಲ್ಲಾಹನು ಮಹಾ ಪ್ರತಾಪಿಯೂ ಪ್ರತೀಕಾರ ಪಡೆಯುವವನೂ ಆಗಿರುತ್ತಾನೆ.

فَلَا تَحْسَبَنَّ اللَّهَ مُخْلِيفًا وَعْدِهِ ۗ رُسُلَهُ ۗ إِنَّ اللَّهَ عَزِيزٌ ذُو انتِقَامٍ ۗ

ಮರ್ಯಮ್ 47ನೆಯ ಸೂಕ್ತ) ಎಂಬುದು ಆ ವಾಗ್ದಾನವಾಗಿತ್ತು. ಆದರೆ ಅವನಂತು ಅಲ್ಲಾಹನ ಶತ್ರುವಾಗಿದ್ದ ಎಂದು ತಿಳಿದ ಬಳಿಕ ಅವರು ಅದರಿಂದ ವಿಮುಖರಾದರು. (ಸೂರ: ಅತ್ತಾಬ:ದ 114ನೆಯ ಸೂಕ್ತ)

48. ಭೂಮಿ ಮತ್ತು ಆಕಾಶಗಳು ಬದಲಾಯಿಸಲ್ಪಟ್ಟು ಏನಕ್ಕೇನೋ ಮಾಡಲ್ಪಡುವ ಆ ದಿನದ¹¹ ಬಗ್ಗೆ ಹಾಗೂ ಏಕನೂ ಪ್ರಚಂಡನೂ ಆದ ಅಲ್ಲಾಹನ ಮುಂದೆ ಸರ್ವರೂ ಪ್ರತ್ಯಕ್ಷ ಹಾಜರಾಗಲಿರುವ ದಿನದ ಬಗ್ಗೆ ಅವರಿಗೆ ಎಚ್ಚರಿಕೆ ನೀಡಿರಿ.

يَوْمَ تَبَدَّلَ الْأَرْضُ غَيْرَ الْأَرْضِ
وَالسَّمَوَاتُ وَبَرَزُوا لِلَّهِ الْوَاحِدِ الْقَهَّارِ ﴿٤٨﴾

49. ಅಂದು ಅಪರಾಧಿಗಳು ಸಂಕೋಲೆಗಳಿಂದ ಬಿಗಿಯಲ್ಪಟ್ಟಿರುವುದನ್ನು ನೀವು ನೋಡುವಿರಿ.

وَتَرَى الْمُجْرِمِينَ يَوْمَئِذٍ مُّقْرَّنِينَ
فِي الْأَصْفَادِ ﴿٤٩﴾

50. ಅವರು ಟಾರಿನ ಉಡುಪು ಧರಿಸಿರುವರು ಮತ್ತು ಅಗ್ನಿ ಜ್ವಾಲೆಗಳು ಅವರ ಮುಖಗಳ ಮೇಲೆ ಆವರಿಸುತ್ತಿರುವವು.

سَرَابِيلُهُمْ مِنْ قَطَرَانٍ وَتَعْشَى
وُجُوهُهُمُ النَّارُ ﴿٥٠﴾


51. ಅಲ್ಲಾಹನು ಪ್ರತಿಯೊಂದು ಜೀವಿಗೂ ಅದರ ಕರ್ಮಫಲವನ್ನು ಕೊಡಲಿಕ್ಕಾಗಿ ಹೀಗಾಗುವುದು. ನಿಶ್ಚಯವಾಗಿಯೂ ಅಲ್ಲಾಹನು ವಿಚಾರಣೆ ನಡೆಸುವುದರಲ್ಲಿ ಅತಿ ಶೀಘ್ರನು.

لِيَجْزِيَ اللَّهُ كُلَّ نَفْسٍ مَّا كَسَبَتْ
إِنَّ اللَّهَ سَرِيعُ الْحِسَابِ ﴿٥١﴾


52. ಇದು ಸಕಲ ಮಾನವರಿಗೆ ಒಂದು ಸಂದೇಶ. ಅವರಿಗೆ ಇದರ ಮೂಲಕ ಎಚ್ಚರಿಕೆ ಕೊಡಲಿಕ್ಕಾಗಿಯೂ ವಾಸ್ತವದಲ್ಲಿ ದೇವ ನೊಬ್ಬನೇ ಎಂದು ಅವರು ತಿಳಿದುಕೊಳ್ಳಲಿಕ್ಕಾಗಿಯೂ ಬುದ್ಧಿ ಜೀವಿಗಳು ಎಚ್ಚರಗೊಳ್ಳಲೆಂದೂ ಇದು ಕಳುಹಿಸಲ್ಪಟ್ಟಿರುತ್ತದೆ.

هَذَا بَلَاغٌ لِلنَّاسِ وَلِيُنذِرُوا بِهِ وَيَلْعَلُوا
أَنَّمَا هُوَ إِلَهٌُ وَاحِدٌ وَلِيَذَّكَّرُوا الْأُولِيَاءَ ﴿٥٢﴾

11. ಈ ಸೂಕ್ತ ಮತ್ತು ಕುರ್‌ಆನಿನ ಇತರ ಸೂಚನೆಗಳಿಂದ ವ್ಯಕ್ತವಾಗುವುದೇನೆಂದರೆ ನಿರ್ಣಾಯಕ ದಿನದಂದು ಭೂಮಿ-ಆಕಾಶಗಳನ್ನು ಸಂಪೂರ್ಣ ನಾಶಪಡಿಸಿ ಬಿಡಲಾಗುವುದಿಲ್ಲ. ಆದರೆ ಪ್ರಚಲಿತ ಭೌತಿಕ ವ್ಯವಸ್ಥೆಯನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿಬಿಡಲಾಗುವುದು. ಅನಂತರ ಪ್ರಥಮ ಸೂರ್ (ಅರ್ಥಾತ್ ಕಹಳೆ) ಮತ್ತು ಕೊನೆಯ ಕಹಳೆಯ ನಡುವೆ ನಿರ್ದಿಷ್ಟ ಅಂತರದ ವೇಳೆ ಭೂಮಿ-ಆಕಾಶಗಳ ಈಗಿನ ಸ್ವರೂಪವನ್ನು ಬದಲಿಸಲಾಗುವುದು. ಬೇರೆಯೇ ನೈಸರ್ಗಿಕ ನಿಯಮಗಳೊಂದಿಗೆ ಭಿನ್ನ ವ್ಯವಸ್ಥೆಯನ್ನು ರೂಪಿಸಲಾಗುವುದು. ಎರಡು 'ಕಹಳೆ'ಗಳ ನಡುವಿನ ಅಂತರ ಎಷ್ಟಿರುತ್ತದೆ ಎಂಬುದನ್ನು ಅಲ್ಲಾಹನೇ ಬಲ್ಲ. ಅದುವೇ ಪರಲೋಕವಾಗಿರುವುದು. ಅನಂತರ ಕೊನೆಯ 'ಕಹಳೆ' ಊದುತ್ತಲೇ ಆದಮಾರ(ಅ) ಸೃಷ್ಟಿಯಿಂದ ಹಿಡಿದು ಪ್ರಳಯಕಾಲದ ತನಕ ಹುಟ್ಟಿದವರೆಲ್ಲರನ್ನೂ ಮತ್ತೊಮ್ಮೆ ಜೀವಂತಗೊಳಿಸಲಾಗುವುದು. ಅವರೆಲ್ಲರೂ ಅಲ್ಲಾಹನ ಮುಂದೆ ಹಾಜರುಗೊಳಿಸಲ್ಪಡುವರು. ಕುರ್‌ಆನ್ ಈ ಲೋಕವನ್ನು 'ಹಶರ್' ಎಂದು ಕರೆದಿದೆ. ಅದರ ಶಬ್ದಾರ್ಥ ಒಟ್ಟು ಸೇರಿಸುವುದು ಎಂದಾಗಿದೆ.



(ಅವತೀರ್ಣ - ಮಕ್ಕಾದಲ್ಲಿ)



ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಅಲಿಫ್ ಲಾಮ್ ರಾ. ದೇವಗ್ರಂಥ ಹಾಗೂ ಸುವ್ಯಕ್ತ ಕುರ್ಆನಿನ ಸೂಕ್ತಗಳಿವು.¹

الْحَافِيَةُ الْكِتَابِ وَقُرْآنٍ مُّبِينٍ

2. *ಇಂದು (ಇಸ್ಲಾಮ್ ಧರ್ಮಾಹ್ವಾನವನ್ನು ಸ್ವೀಕರಿಸುವುದರ ಬದಲು) ನಿಷೇಧಿಸಿದವರು ಪಶ್ಚಾತ್ತಾಪದ ಮೇಲೆ ಪಶ್ಚಾತ್ತಾಪ ಪಡುತ್ತ, "ಅಯ್ಯೋ! ನಾವು ಮುಸ್ಲಿಮ(ಶರಣಾಗತ)ರಾಗುತ್ತಿದ್ದರೆ!" ಎನ್ನಲಿರುವ ಆ ಕಾಲ ದೂರವಿಲ್ಲ.

مُرَبِّمَا يَوْمَ الَّذِينَ كَفَرُوا لَوْ كَانُوا مُسْلِمِينَ

3. ಅವರನ್ನು (ಅವರ ಪಾಡಿಗೆ) ಬಿಟ್ಟು ಬಿಡಿರಿ. ತಿಂದುಂಡು ಸುಖೋಪಭೋಗಗಳನ್ನು ಅನುಭವಿಸುತ್ತಲಿರಲಿ. ಹುಸಿ ಭರವಸೆಯು ಇವರನ್ನು ಮರವೆಗೆ ಒಳಪಡಿಸಿರಲಿ- ಸದ್ಯದಲ್ಲೇ ಇವರಿಗೆ ಮನವರಿಕೆಯಾಗುವುದು.

ذُرُّهُمْ يُأْكَلُوا وَيَتَمَتَّعُوا وَيُلْهِهُمُ الْأَمَلُ فَسَوْفَ يَعْلَمُونَ

4. ನಾವು ಈ ಮುಂಚೆ ನಾಶಗೊಳಿಸಿದ ಪ್ರತಿಯೊಂದು ನಾಡಿಗೂ ಒಂದು ನಿರ್ದಿಷ್ಟ ಕರ್ಮಾವಧಿಯನ್ನು ಲಿಖಿತಗೊಳಿಸಲಾಗಿತ್ತು.

وَمَا أَهْلَكْنَا مِنْ قَرِيَةٍ إِلَّا وَكُنَّا بِكِتَابٍ مَعْلُومٍ

5. ಯಾವ ಜನಾಂಗವೂ ತನಗೆ ನಿಶ್ಚಯಿಸಲ್ಪಟ್ಟ ಕಾಲಕ್ಕಿಂತ ಮುಂಚೆ ನಾಶಗೊಳ್ಳುವುದೂ ಇಲ್ಲ, ಅನಂತರ ಅದು ಉಳಿಯುವುದೂ ಇಲ್ಲ.

مَا تَسْبِيْنُ مِنْ أُمَّةٍ أَجَلَهَا وَمَا يَسْتَأْخِرُونَ

1. 'ಮುಬೀನ್' ಎಂಬ ಪದ ಕುರ್ಆನಿನ ಗುಣವಿಶೇಷಣದ ರೂಪದಲ್ಲಿ ಬಳಕೆಯಾಗಿದೆ. ಅದರ ಅರ್ಥ ಈ ಸೂಕ್ತಗಳು ತನ್ನ ಇಂಗಿತವನ್ನು ಅತ್ಯಂತ ಸ್ಪಷ್ಟವಾಗಿ ಸಾದರ ಪಡಿಸುವ ಕುರ್ಆನಿನದ್ದಾಗಿದೆ ಎಂದಾಗಿದೆ.

*ಇಲ್ಲಿಂದ 14ನೆಯ ಕಾಂಡ ಆರಂಭ.

- | | |
|--|--|
| 6. ಇವರು ಹೇಳುತ್ತಾರೆ, 'ಈ ದಿಕ್ರ' ² (ಉಪದೇಶ) ಅವತೀರ್ಣ ಗೊಂಡವನೇ! ³ ಖಂಡಿತವಾಗಿಯೂ ನೀನೊಬ್ಬ ಹುಚ್ಚ. | وَقَالُوا يَا أَيُّهَا الَّذِي نُزِّلَ عَلَيْهِ
الذِّكْرُ إِنَّكَ لَمَجْنُونٌ ﴿٦﴾ |
| 7. ನೀನು ಸತ್ಯವಾದಿಯಾಗಿದ್ದರೆ ನಮ್ಮ ಮುಂದೆ ದೇವಚರರನ್ನೇಕೆ ತರುವುದಿಲ್ಲ? | لَوْ مَا تَأْتِينَا بِالْمَلَكَةِ إِن كُنْتَ
مِنَ الصّٰدِقِيْنَ ﴿٧﴾ |
| 8. ನಾವು ದೇವಚರರನ್ನು ಸುಮ್ಮನೆ ಇಳಿಸುವುದಿಲ್ಲ. ಅವರು ಇಳಿಯುವಾಗ ಸತ್ಯ ಸಹಿತವಾಗಿಯೇ ಇಳಿಯುತ್ತಾರೆ ಮತ್ತು ಆ ಬಳಿಕ ಜನರಿಗೆ ಕಾಲಾವಕಾಶ ನೀಡಲಾಗುವುದಿಲ್ಲ. ⁴ | مَا نُنزِّلُ الْمَلَكَةَ إِلَّا بِالْحَقِّ وَمَا
كُنَّا إِذَا مُنْظَرِينَ ﴿٨﴾ |
| 9. ಈ 'ಉಪದೇಶ'ವನ್ನು ನಿಶ್ಚಯವಾಗಿಯೂ ನಾವು ಅವತೀರ್ಣ ಗೊಳಿಸಿರುತ್ತೇವೆ ಮತ್ತು ಸ್ವತಃ ನಾವೇ ಅದರ ರಕ್ಷಕರೂ ಆಗಿರುತ್ತೇವೆ. | إِنَّا نَحْنُ نُنزِّلُ الذِّكْرَ وَإِنَّا
لَهُ لَحٰفِظُونَ ﴿٩﴾ |
| 10. ಓ ಪೈಗಂಬರರೇ, ನಾವು ನಿಮಗಿಂತ ಮುಂಚೆ ಗತಿಸಿಹೋದ ಅನೇಕ ಜನಾಂಗಗಳಲ್ಲಿ ಸಂದೇಶವಾಹಕರನ್ನು ಕಳುಹಿಸಿದ್ದೇವೆ. | وَلَقَدْ أَرْسَلْنَا مِنْ قَبْلِكَ فِي
شِيَعِ الْأَوَّلِينَ ﴿١٠﴾ |
| 11. ಅವರ ಬಳಿಗೆ ಬಂದಿದ್ದ ಸಂದೇಶವಾಹಕರನ್ನು ಅವರು ಎಂದೂ ಅಪಹಾಸ್ಯ ಮಾಡದೆ ಇರಲಿಲ್ಲ. | وَمَا يَأْتِيهِمْ مِنْ رَّسُولٍ إِلَّا كَانُوا
بِهِ يَسْتَهْزِئُونَ ﴿١١﴾ |
| 12. ನಾವು ಈ ಉಪದೇಶವನ್ನು ಅಪರಾಧಿಗಳ ಹೃದಯದೊಳಗೆ ಇದೇ ರೀತಿಯಲ್ಲಿ (ಸಲಾಕಿಯಂತೆ) ಹಾಯಿಸುತ್ತೇವೆ. ⁵ | كَذٰلِكَ نَسُكِّكُ فِي قُلُوبِ الْمُجْرِمِيْنَ ﴿١٢﴾ |

2. 'ದಿಕ್ರ' ಎಂಬ ಪದ ಕುರ್ಆನಿನಲ್ಲಿ 'ಅಲ್ಲಾಹನ ವಚನಕ್ಕೆ ಬಳಕೆಯಾಗಿದೆ. ಅದು ಸಾದ್ಯಂತ ಉದ್ಯೋದನೆಗಳೊಂದಿಗೆ ಅವತೀರ್ಣಗೊಳ್ಳುತ್ತದೆ. ಗತ ಪ್ರವಾದಿಗಳ ಮೇಲೆ ಅವತೀರ್ಣಗೊಂಡ ಗ್ರಂಥಗಳೆಲ್ಲವೂ 'ದಿಕ್ರ'ಗಳಾಗಿದ್ದುವು. ಅಂತೆಯೇ ಈ ಕುರ್ಆನ್ ಕೂಡ 'ದಿಕ್ರ' ಆಗಿದೆ. ದಿಕ್ರನ ಮೂಲ ಅರ್ಥ ನೆನಪಿಸುವುದು, ಎಚ್ಚರಗೊಳಿಸುವುದು ಮತ್ತು ಬೋಧನೆ ಕೊಡುವುದು ಎಂದಾಗಿದೆ.
3. ಈ ವಾಕ್ಯವನ್ನು ಅವರು ಅಣಕದ ರೂಪದಲ್ಲಿ ಹೇಳುತ್ತಿದ್ದರು. ಈ 'ದಿಕ್ರ' ಪ್ರವಾದಿವರ್ಯರ(ಸ) ಮೇಲೆ ಅವತೀರ್ಣಗೊಂಡಿದೆ ಎಂಬ ಬಗ್ಗೆ ಅವರಿಗೆ ಒಪ್ಪಿಗೆಯೇ ಇರಲಿಲ್ಲ. ಅದನ್ನು ಅವರು ಸಮ್ಮತಿಸಿದ್ದರೆ ಪ್ರವಾದಿವರ್ಯರನ್ನು(ಸ) ಹುಚ್ಚನೆಂದು ಹೇಳಲಿಕ್ಕೂ ಅವರಿಗೆ ಸಾಧ್ಯವಿರಲಿಲ್ಲ. "ನನ್ನ ಮೇಲೆ ದಿಕ್ರ ಅವತೀರ್ಣಗೊಂಡಿದೆ ಎಂದು ಹೇಳುತ್ತಿರುವ ಓ ವ್ಯಕ್ತಿಯೇ?" ಎಂದು ಈ ಮೂಲಕ ಅವರು ಹೇಳಬಯಸಿದ್ದರು.
4. ಅರ್ಥಾತ್- ಯಾವುದಾದರೊಂದು ಜನಾಂಗ, "ದೇವಚರರನ್ನು ಕರೆಸಿ" ಎಂದು ಹೇಳಿದಾಕ್ಷಣ ಅವರು ಬಂದು ಪ್ರತ್ಯಕ್ಷವಾಗಲು ದೇವಚರರನ್ನು ಮೋಜಿಗಾಗಿ ಇಳಿಸಲಾಗುವುದಿಲ್ಲ. ದೇವಚರರನ್ನು ಯಾವುದಾದರೂ ಜನಾಂಗದ ಬಗ್ಗೆ ಅಂತಿಮ ತೀರ್ಮಾನ ಮಾಡಬೇಕಾದ ನಿರ್ಣಾಯಕ ಹಂತದಲ್ಲಿ ಕಳುಹಿಸಲಾಗುತ್ತದೆ. "ಸತ್ಯದೊಂದಿಗೆ ಇಳಿಯುತ್ತಾರೆ" ಎಂದರೆ ಸತ್ಯವನ್ನು ಹೊತ್ತುಕೊಂಡು ಇಳಿಯುತ್ತಾರೆ ಎಂದು ಅರ್ಥ. ಅರ್ಥಾತ್ ಅಲ್ಲಾಹನ ದಿಟವಾದ ತೀರ್ಮಾನದೊಂದಿಗೆ ಅವರು ಬರುತ್ತಾರೆ ಮತ್ತು ಅದನ್ನು ಜಾರಿಗೊಳಿಸಿಯೇ ತೀರುತ್ತಾರೆ.
5. ಮೂಲದಲ್ಲಿ 'ನಸಾಲುಕುಹು' ಎಂಬ ಪದ ಪ್ರಯೋಗವಾಗಿದೆ. ಸಲಕ್ ಎಂದರೆ ಅರಬಿ ಭಾಷೆಯಲ್ಲಿ ಯಾವುದಾದರೂ ವಸ್ತುವನ್ನು ಇನ್ನೊಂದರ ಮೂಲಕ ಸಾಗಿಸುವುದು, ಹಾಯಿಸುವುದು ಅಥವಾ ಪೋಷಿಸುವುದು ಎಂದಾಗಿದೆ. ನೂಲನ್ನು ಸೂಜಿಯ ರಂಧ್ರದೊಳಗೆ ಪೋಷಿಸುವಂತೆ. ಒಟ್ಟಿನಲ್ಲಿ ಈ ಸೂಕ್ತದ ಅರ್ಥವೇನೆಂದರೆ ಸತ್ಯವಿಶ್ವಾಸಿಗಳ ಮೇಲೆ ಈ ದಿಕ್ರ ಹೃದಯದ ಶಾಂತಿ ಮತ್ತು ಆತ್ಮದ

13. ಅವರು ಇದರ ಮೇಲೆ ವಿಶ್ವಾಸವಿರಿಸುವುದಿಲ್ಲ. ಇಂತಹವರ ವರ್ತನೆಯು ಪೂರ್ವಕಾಲದಿಂದಲೂ ಹೀಗೆಯೇ ನಡೆದು ಬರುತ್ತಿದೆ. ﴿لَا يُؤْمِنُونَ بِهِ وَقَدْ خَلَتْ سُنَّةُ الْأَوَّلِينَ﴾
14. ನಾವು ಅವರಿಗೆ ಆಕಾಶದ ದ್ವಾರವೊಂದನ್ನು ತೆರೆದು, ಅವರು ಹಾಡುಹಗಲಲ್ಲೇ ಅದರ ಮೇಲೆ ಏರಲು ತೊಡಗುತ್ತಿದ್ದರೆ- ﴿وَلَوْ فَتَحْنَا عَلَيْهِمْ بَابًا مِّنَ السَّمَاءِ فَظَلُّوا فِيهِ يَعْرُجُونَ﴾
15. ಅವರು ನಮಗೆ ಕಣ್ಣು ಕಟ್ಟು ಮಾಡಲಾಗಿದೆ ಎಂದಷ್ಟೆ ಅಲ್ಲದೆ ನಮಗೆ ಮಾಟಮಾಡಲಾಗಿದೆಯೆಂದೂ ಹೇಳುತ್ತಿದ್ದರು. ﴿لَقَالُوا إِنَّمَا سُكَّرَتْ أَبْصَارُنَا بَلْ نَحْنُ قَوْمٌ مَّسْحُورُونَ﴾
16. ಆಕಾಶಗಳಲ್ಲಿ ಅನೇಕ ಬುರುಜುಗಳನ್ನೂ ಮಾಡಿರುವುದು ನಾವೇ. ಅವುಗಳನ್ನು ನಾವು ನೋಡುವವರಿಗಾಗಿ (ನಕ್ಷತ್ರಗಳಿಂದ) ಅಲಂಕರಿಸಿರುತ್ತೇವೆ- ﴿وَلَقَدْ جَعَلْنَا فِي السَّمَاءِ بُرُوجًا وَرَازِيئَهَا لِلنَّظِيرِينَ﴾
17. ಮತ್ತು ಪ್ರತಿಯೊಬ್ಬ ಧಿಕ್ಕರಿಸಲ್ಪಟ್ಟ ಶೈತಾನನಿಂದ ಅವುಗಳನ್ನು ಕಾಪಾಡಿರುತ್ತೇವೆ. ﴿وَحَفِظْنَاهَا مِنْ كُلِّ شَيْطَانٍ رَّجِيءٍ﴾
18. ಯಾವ ಶೈತಾನನೂ ಒಂದಿಷ್ಟು ಕದ್ದು ಕೇಳುವ ಹೊರತು⁷ ಅವುಗಳಲ್ಲಿ ದಾರಿಗಾಣಲಾರ ಮತ್ತು ಅವನು ಕದ್ದಾಲಿಸಲು ಪ್ರಯತ್ನಿಸುವಾಗ ಒಂದು ಪ್ರಕಾಶಮಯ ಜ್ವಾಲೆಯು ಅವನನ್ನು ಬೆನ್ನಟ್ಟುತ್ತದೆ.⁸ ﴿إِلَّا مَنِ اسْتَرَقَ السَّمْعَ فَاتَّبَعَهُ شَهَابٌ مُّبِينٌ﴾

- ಆಹಾರದ ರೂಪದಲ್ಲಿ ಇಳಿಯುತ್ತದೆ. ಆದರೆ ಅಪರಾಧಿಗಳ ಹೃದಯಕ್ಕೆ ಅದು ಮಿಂಚಿನಂತೆ ನಾಟುತ್ತದೆ. ಅದನ್ನು ಕೇಳಿ ಅವರಲ್ಲಿ ಅಗ್ನಿಜ್ವಾಲೆಗಳೇಳುತ್ತವೆ. ಕಾಯಿಸಿದ ಸಲಾಕೆಯು ಹೃದಯದ ಮೂಲಕ ದಾಟಿ ಹೋಯಿತೋ ಎಂದು ಅವರಿಗೆ ಭಾಸವಾಗುತ್ತದೆ.
6. ಮೂಲದಲ್ಲಿ ಬುರೂಜ್ ಎಂಬ ಪದ ಪ್ರಯೋಗಿಸಲಾಗಿದೆ. 'ಬುರೂಜ್' ಎಂದು ಅರಬಿ ಭಾಷೆಯಲ್ಲಿ ಕೋಟೆ, ಅರಮನೆ ಅಥವಾ ದೃಢವಾದ ಕಟ್ಟಡಕ್ಕೆ ಹೇಳುತ್ತಾರೆ. ನಂತರದ ವಿಷಯವನ್ನು ಗಮನಿಸಿದರೆ ಪ್ರಾಯಶಃ ಇದನ್ನು ಆಕಾಶ ಲೋಕದ ಪರಸ್ಪರ ಸುದೃಢವಾದ ಸರಹದ್ದುಗಳ ಮೂಲಕ ಪ್ರತ್ಯೇಕಗೊಂಡಿರುವ ವಲಯಗಳ ಬಗ್ಗೆ ಹೇಳಲಾಗಿರಬಹುದೆಂದು ವ್ಯಕ್ತವಾಗುತ್ತದೆ. ಈ ವಿವರಣೆಯ ಆಧಾರದಲ್ಲಿ ಬುರೂಜ್ ಎಂದರೆ 'ಸುರಕ್ಷಿತ ವಲಯಗಳು' ಎಂದು ಅರ್ಥೈಸುವುದು ಅತ್ಯಂತ ಸೂಕ್ತವೆನಿಸುತ್ತದೆ.
7. ಅರ್ಥಾತ್- ತಮ್ಮ ಸಂಗಾತಿಗಳಿಗೆ ಅಗೋಚರ ಸುದ್ದಿಗಳನ್ನು ಮುಟ್ಟಿಸುವ ಶೈತಾನರು. ವಾಸ್ತವದಲ್ಲಿ ಅವರ ಬಳಿ ಅಗೋಚರ ವಿಷಯಗಳನ್ನು ತಿಳಿಯುವ ಯಾವುದೇ ಮಾಧ್ಯಮವಿಲ್ಲ. ಎಲ್ಲಿ ಬೇಕಾದರೂ ಸಂಚರಿಸಿ ಅಲ್ಲಾಹನ ರಹಸ್ಯಗಳನ್ನು ತಿಳಿದುಕೊಳ್ಳಲು ನಿಸರ್ಗ ಅವರ ಮುಂದೆ ಸಂಪೂರ್ಣ ತೆರವುಗೊಂಡಿಲ್ಲ. ಅವರು ಕದ್ದು ಕೇಳಲು ಖಂಡಿತ ಪ್ರಯತ್ನಿಸುತ್ತಾರೆ. ಆದರೆ ವಾಸ್ತವದಲ್ಲಿ ಅವರಿಗೇನೂ ತಿಳಿಯುವುದಿಲ್ಲ.
8. 'ಶಿಹಾಬುಮ್ನುಬೀನ್'ನ ಶಬ್ದಾರ್ಥ ಪ್ರಕಾಶಮಯ ಜ್ವಾಲೆ ಎಂದಾಗಿದೆ. ಇನ್ನೊಂದೆಡೆ ಕುರ್ಆನಿನಲ್ಲಿ ಇದಕ್ಕೆ 'ಶಿಹಾಬ್ ಸಾಕಿಬ್' ಎಂಬ ಪದ ಪ್ರಯೋಗಿಸಲಾಗಿದೆ. ಅರ್ಥಾತ್ ಕತ್ತಲೆಯನ್ನು ಭೇದಿಸುವಂತಹ ಜ್ವಾಲೆ. ಇದರ ಅರ್ಥ ನಾವು ಸಾಮಾನ್ಯವಾಗಿ ಉಲೈಗಳು ಎಂದು ಕರೆಯುವ, ಬೀಳುವ ನಕ್ಷತ್ರಗಳು ಎಂದೇ ಆಗಿರಬೇಕಾಗಿಲ್ಲ. ಅವು ಬೇರೆ ರೂಪದ ಕಿರಣಗಳಾಗಿರಲೂಬಹುದು. ಉದಾ: ನಿಸರ್ಗ ಕಿರಣಗಳು (Cosmic Rays) ಅಥವಾ ನಮ್ಮ ಜ್ಞಾನಕ್ಕೆ ಇನ್ನೂ ಬಾರದಿರುವ ಅದಕ್ಕಿಂತಲೂ ತೀಕ್ಷ್ಣವಾದ ಇತರ ಕಿರಣಗಳು. ಹಾಗೆಯೇ ಕೆಲವೊಮ್ಮೆ ಬರಿಗಣ್ಣಿಗೆ ನಕ್ಷತ್ರ ತುಂಡಾಗಿ ವೇಗದೊಂದಿಗೆ ಭೂಮಿಯ ಕಡೆಗೆ ಬೀಳುತ್ತಿರುವಂತೆ ಭಾಸವಾಗುವ ಉಲ್ಕಾಪಾತವೇ ಆಗಿರಲೂಬಹುದು. ಇದು ಶೈತಾನರು ಬಾನಲೋಕದ ಕಡೆಗೆ ಆರೋಹಣ ಮಾಡುವುದಕ್ಕೆ ತಡೆಯಾಗಿ ನಿಲ್ಲುತ್ತವೆ.

19. ನಾವು ಭೂಮಿಯನ್ನು ಹರಡಿದೆವು. ಅದರಲ್ಲಿ ಪರ್ವತಗಳನ್ನು ನಾಟಿದೆವು. ಅದರಲ್ಲಿ ಎಲ್ಲ ಜಾತಿಯ ಸಸ್ಯಗಳನ್ನು ಸರಿಯಾಗಿ ನಿಶ್ಚಿತ ಪ್ರಮಾಣದಲ್ಲಿ ಬೆಳೆಸಿದೆವು. وَ الْأَرْضَ مَدَدْنَاهَا وَأَلْقَيْنَا فِيهَا رَوَاسِيَ وَأَنْبَتْنَا فِيهَا مِنْ كُلِّ شَيْءٍ مَمْرُورٍ ۝١٩
20. ಮತ್ತು ಅದರಲ್ಲಿ ನಿಮಗಾಗಿಯೂ ನೀವು ಅನ್ನದಾತರಲ್ಲದಂತಹ ಅನೇಕ ಸೃಷ್ಟಿಗಳಿಗೂ ಜೀವನ ಸಾಧನಗಳನ್ನು ಒದಗಿಸಿದೆವು. وَجَعَلْنَا لَكُمْ فِيهَا مَعَايِشَ وَمَنْ لَسْتُمْ لَهُ بِرِزْقِيْنَ ۝٢٠
21. ಯಾವುದೇ ವಸ್ತುವಿನ ಭಂಡಾರ ನಮ್ಮ ಬಳಿ ಇಲ್ಲದಿಲ್ಲ ಮತ್ತು ಯಾವ ವಸ್ತುವನ್ನಾದರೂ ನಾವು ಒಂದು ನಿರ್ದಿಷ್ಟ ಪ್ರಮಾಣದಲ್ಲಿ ಮಾತ್ರ ಇಳಿಸುತ್ತೇವೆ. وَإِنْ مِنْ شَيْءٍ إِلَّا عِنْدَنَا خَزَائِنُهُ وَمَا نُنزِّلُ إِلَّا بِقَدَرٍ مَّعْلُومٍ ۝٢١
22. ಫಲಪ್ರದವಾದ ಮಾರುತಗಳನ್ನು ನಾವೇ ಕಳುಹಿಸುತ್ತೇವೆ. ಅನಂತರ ಆಕಾಶದಿಂದ ನೀರನ್ನು ಸುರಿಸುತ್ತೇವೆ ಮತ್ತು ನಿಮ್ಮ ದಾಹವನ್ನು ತಣಿಸುತ್ತೇವೆ. ಈ ಸಂಪತ್ತಿನ ಸಂಗ್ರಾಹಕರು ನೀವಲ್ಲ. وَأَرْسَلْنَا الرِّيحَ لَوَاقِحَ فَأَنْزَلْنَا مِنَ السَّمَاءِ مَاءً فَسَقَيْنَاكُمْ وَمَا أَنْتُمْ لَهُ بِخَازِنِينَ ۝٢٢
23. ಜೀವ ನೀಡುವವರೂ ಮರಣ ನೀಡುವವರೂ ನಾವೇ. ನಾವೇ ಎಲ್ಲರ ವಾರೀಸುದಾರರಾಗುವವರಿದ್ದೇವೆ. وَإِنَّا لَنَحْنُ نُحْيِي وَنُمِيتُ وَنَحْنُ الْوَارِثُونَ ۝٢٣
24. ನಿಮ್ಮ ಪೈಕಿ ಈ ಮುಂಚೆ ಗತಿಸಿ ಹೋದವರನ್ನೂ ನಾವು ಬಲ್ಲವು ಆ ಬಳಿಕ ಬರುವವರೂ ನಮ್ಮ ಕಣ್ಣು ಮುಂದಿದ್ದಾರೆ. وَلَقَدْ عَلِمْنَا الْمُسْتَقْدِمِينَ مِنْكُمْ وَلَقَدْ عَلِمْنَا الْمُسْتَأْخِرِينَ ۝٢٤
25. ನಿಶ್ಚಯವಾಗಿಯೂ ನಿಮ್ಮ ಪ್ರಭು ಅವರೆಲ್ಲರನ್ನೂ ಒಟ್ಟುಗೂಡಿಸುವನು. ಅವನು ಮಹಾ ಧೀಮಂತನೂ ಸರ್ವಜ್ಞನೂ ಆಗಿರುತ್ತಾನೆ. وَإِنَّ رَبَّكَ هُوَ يَحْشُرُهُمْ إِنَّهُ حَكِيمٌ عَلِيمٌ ۝٢٥
26. ನಾವು ಮಾನವನನ್ನು ಹಳಸಿದ ಮಣ್ಣಿನ ಒಣ ಗಾರೆಯಿಂದ ಸೃಷ್ಟಿಸಿದೆವು.¹⁰ وَلَقَدْ خَلَقْنَا الْإِنْسَانَ مِنْ صَلْصَالٍ مِنْ حَمِإٍ مَسْنُونٍ ۝٢٦

9. ಅರ್ಥಾತ್- ನಿಮ್ಮ ನಂತರ ನಾವೇ ಬಾಕಿಯುಳಿಯುವವರಾಗಿದ್ದೇವೆ. ನಿಮಗೆ ದೊರೆತಿರುವುದೆಲ್ಲವೂ ತಾತ್ಕಾಲಿಕವಾಗಿ ದೊರೆತಿದೆ. ಕೊನೆಗೆ ನಾವು ದಯಪಾಲಿಸಿರುವ ಎಲ್ಲವನ್ನೂ ಹಾಗೆಯೇ ಬಿಟ್ಟು ನೀವು ಬರಿಗೈಯಲ್ಲಿ ಹೊರಡಲಿರುವಿರಿ ಮತ್ತು ಈ ಎಲ್ಲಾ ವಸ್ತುಗಳು ಹಾಗೆಯೇ ನಮ್ಮ ಖಜಾನೆಯಲ್ಲಿ ಬಾಕಿಯುಳಿಯುವುದು.
10. ಮನುಷ್ಯನು ಪ್ರಾಣಿಗಳ ಹಂತದಿಂದ ನಿರಂತರ ಪ್ರಗತಿ ಸಾಧಿಸುತ್ತಾ ಮನುಷ್ಯತ್ವದ ಮಜಲಿಗೆ ಕಾಲಿಸಲಿಲ್ಲ ಎಂಬುದನ್ನು ಕುರ್ಆನ್ ಈ ಮೂಲಕ ಸ್ಪಷ್ಟಪಡಿಸುತ್ತದೆ. ಆಧುನಿಕ ಕಾಲದ ಡಾರ್ವಿನ್ ಸಿದ್ಧಾಂತದಿಂದ ಪ್ರಭಾವಿತರಾದ ವ್ಯಾಖ್ಯಾನಕಾರರು ಕುರ್ಆನ್‌ನಿಂದ ಅದನ್ನು ಸಾಧಿಸಲು ಪ್ರಯತ್ನಿಸುತ್ತಿದ್ದಾರೆ. ಮನುಷ್ಯನ ಸೃಷ್ಟಿಯ ಆರಂಭ ಭೂಮಿಯ ಮೂಲವಸ್ತುಗಳಿಂದ ಆಗಿದೆ ಎನ್ನುವುದನ್ನು ಅಲ್ಲಾಹನು, 'ಸಲ್‌ಸಾಲಿಮ್‌ನು ಹಮಯಿಮ್‌ಸೂನ್' (ಮಣ್ಣಿನ ಒಣಗಾರೆಯಿಂದ) ಎಂದು ವಿವರಿಸಿದ್ದಾನೆ. ನಾದಿದ ಮಣ್ಣಿನಿಂದ ಒಂದು ಗೊಂಬೆಯನ್ನು ತಯಾರಿಸಲಾಯಿತು, ಅದು ಒಣಗಿದ ನಂತರ ಅದಕ್ಕೆ ಆತ್ಮವನ್ನು ಉದಲಾಯಿತು ಎಂದು ಇದರಿಂದ ವ್ಯಕ್ತವಾಗುತ್ತದೆ.

27. ಮತ್ತು ಅದಕ್ಕಿಂತ ಮುಂಚೆ 'ಜಿನ್ನಾ'ಗಳನ್ನು (ಯಕ್ಷರನ್ನು) ಅಗ್ನಿಯ ಜ್ವಾಲೆಯಿಂದ ಸೃಷ್ಟಿಸಿದ್ದೆವು.¹¹ وَالْجَانَّ خَلَقْنَاهُ مِنْ قَبْلُ مِنْ تَارِ السَّمُومِ ﴿٣٧﴾
28. ನಿಮ್ಮ ಪ್ರಭು ದೇವಚರರೊಡನೆ, "ನಾನು ಹಳಸಿದ ಮಣ್ಣಿನ ಒಣ ಗಾರೆಯಿಂದ ಒಬ್ಬ ಮಾನವನನ್ನು ಸೃಷ್ಟಿಸುವವನಿದ್ದೇನೆ. وَإِذْ قَالَ رَبُّكَ لِلْمَلَكَةِ لِئِنِّي خَالِقٌ بَشَرًا مِّنْ صَلْصَالٍ مِّنْ حَمَإٍ مَّسْنُونٍ ﴿٣٨﴾
29. ನಾನು ಅವನನ್ನು ಸಂಪೂರ್ಣಗೊಳಿಸಿ ಅವನೊಳಗೆ ನನ್ನ ಆತ್ಮದಿಂದ ಕೊಂಚ ಊದಿದಾಗ ನೀವೆಲ್ಲರೂ ಅವನ ಮುಂದೆ ಸಾಷ್ಟಾಂಗ ವೆರಗಬೇಕು" ಎಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ. فَإِذَا سَوَّيْتُهُ وَنَفَخْتُ فِيهِ مِنْ رُوحِي فَقَعُوا لَهُ سَاجِدِينَ ﴿٣٩﴾
30. ಆ ಪ್ರಕಾರ ಎಲ್ಲ ದೇವಚರರೂ ಸಾಷ್ಟಾಂಗವೆರಗಿದರು- فَسَجَدَ الْمَلَائِكَةُ كُلُّهُمْ أَجْمَعُونَ ﴿٤٠﴾
31. 'ಇಬ್ಲೀಸ್'ನ ಹೊರತು. ಅವನು ಸಾಷ್ಟಾಂಗವೆರಗುವವರೊಂದಿಗೆ ಸೇರಲು ನಿರಾಕರಿಸಿಬಿಟ್ಟನು. إِلَّا إِبْلِيسَ أَبَى أَنْ يَكُونَ مَعَ السَّاجِدِينَ ﴿٤١﴾
32. ಪ್ರಭು ಕೇಳಿದನು, "ಓ ಇಬ್ಲೀಸ್, ನೀನು ಸಾಷ್ಟಾಂಗವೆರಗುವವರೊಂದಿಗೆ ಸೇರದಿರಲು ಕಾರಣವೇನು?" قَالَ يَا بَلِيسُ مَا لَكَ إِلَّا تَكُونَ مَعَ السَّاجِدِينَ ﴿٤٢﴾
33. ಅವನು (ಹೀಗೆ) ಹೇಳಿದನು: "ನೀನು ಹಳಸಿದ ಮಣ್ಣಿನ ಗಾರೆಯಿಂದ ಸೃಷ್ಟಿಸಿದ ಈ ಮಾನವನಿಗೆ ಸಾಷ್ಟಾಂಗವೆರಗುವುದು ನನ್ನ ಕೆಲಸವಲ್ಲ." قَالَ لَمْ أَكُنْ لِيَشْرِكْ خَلْقْتَهُ مِنْ صَلْصَالٍ مِّنْ حَمَإٍ مَّسْنُونٍ ﴿٤٣﴾
34. (ಆಗ) ಪ್ರಭು, "ಇಲ್ಲಿಂದ ಹೊರಗೆ ನಡೆ. ಏಕೆಂದರೆ ನೀನು ಶಪಿಸಲ್ಪಟ್ಟವನು- قَالَ فَاخْرُجْ مِنْهَا فَإِنَّكَ رَاجِمٌ ﴿٤٤﴾
35. ಮತ್ತು ಮುಂದೆ ನಿರ್ಣಾಯಕ ದಿನದ ವರೆಗೂ ನಿನ್ನ ಮೇಲೆ ಅಭಿಶಪನವಿದೆ" ಎಂದನು. وَإِنَّ عَلَيْكَ اللَّعْنَةَ إِلَى يَوْمِ الدِّينِ ﴿٤٥﴾
36. (ಆಗ) ಅವನು, "ಓ ನನ್ನ ಪ್ರಭೂ, ಹಾಗಿದ್ದರೆ ಸಕಲ ಮಾನವರೂ ಪುನಃ ಎಬ್ಬಿಸಲ್ಪಡುವ ದಿನದ ವರೆಗೆ ಕಾಲಾವಕಾಶ ನೀಡು" ಎಂದು ಬಿನ್ನವಿಸಿದನು. قَالَ رَبِّ فَأَنْظِرْنِي إِلَى يَوْمِ يُبْعَثُونَ ﴿٤٦﴾

11. 'ಸಮೂಮ್' ಎಂದು ಬಿಸಿಗಾಳಿಗೆ ಹೇಳುತ್ತಾರೆ. ಬೆಂಕಿಯನ್ನು ಬಿಸಿಗಾಳಿಯ ಜತೆಗೆ ಸೇರಿಸಿ ವಿವರಿಸಲಾದರೆ ಅದರ ಅರ್ಥ ಬೆಂಕಿಯ ಬದಲು, ತೀಕ್ಷ್ಣ ಆವಿ ಎಂದಾಗುತ್ತದೆ. ಇದರಿಂದ ಜಿನ್ನಾಗಳನ್ನು ಅಗ್ನಿಯಿಂದ ಸೃಷ್ಟಿಸಲಾಗಿದೆ ಎಂದು ಕುರ್ಆನಿನಲ್ಲಿ ಹೇಳಲಾಗಿರುವ ಕಡೆಗಳ ಬಗ್ಗೆಯೂ ವ್ಯಾಖ್ಯಾನ ದೊರೆಯುತ್ತದೆ.

37. ಆಗ, ಅಲ್ಲಾಹನು ಹೇಳಿದನು-"ಇದೋ ನಿನಗೆ ಕಾಲಾವಕಾಶವಿದೆ-
 38. ನಮಗೆ ತಿಳಿದಿರುವ ಆ ನಿಶ್ಚಿತ ಸಮಯದ ವರೆಗೆ."
 39. ಅವನೆಂದನು, "ಓ ನನ್ನ ಪ್ರಭೂ, ನೀನು ನನ್ನನ್ನು ದಾರಿ
 ಗೆಡಿಸಿದಂತೆಯೇ ನಾನು ಭೂಮಿಯಲ್ಲಿ ಮನಮೋಹಕಗಳನ್ನುಂಟು
 ಮಾಡಿ ಎಲ್ಲ ಜನರನ್ನು ದಾರಿಗಡಿಸಿ ಬಿಡುವೆನು,
 40. ನೀನು ಆಯ್ದುಕೊಂಡ ದಾಸರನ್ನು ಹೊರತು."
 41. (ಆಗ ಅಲ್ಲಾಹನು ಹೀಗೆ) ಹೇಳಿದನು: "ನೇರವಾಗಿ ನನ್ನನ್ನು
 ತಲಪುವ ಮಾರ್ಗವಿದು.¹²
 42. ನಿಶ್ಚಯವಾಗಿಯೂ ನನ್ನ ನಿಷ್ಠಾವಂತ ದಾಸರ ಮೇಲೆ ನಿನ್ನ
 ಅಧಿಕಾರ ನಡೆಯದು. ನಿನ್ನ ಅಧಿಕಾರವು ನಿನ್ನನ್ನು ಅನುಸರಿಸುವ
 ಪಥಭ್ರಷ್ಟರ ಮೇಲೆ ಮಾತ್ರ ನಡೆಯುವುದಷ್ಟೆ.¹³
 43. ನಿಶ್ಚಯವಾಗಿಯೂ ಅವರೆಲ್ಲರಿಗೂ ನರಕದ ವಾಗ್ದಾನವಿದೆ."
 44. ಈ ನರಕಕ್ಕೆ ಏಳು ದ್ವಾರಗಳಿವೆ. ಪ್ರತಿಯೊಂದು ದ್ವಾರಕ್ಕೆ
 ಅವರಲ್ಲೊಂದು ಭಾಗವನ್ನು ನಿಗದಿಗೊಳಿಸಲಾಗಿದೆ.¹⁴
 45. ಇದಕ್ಕೆ ವ್ಯತಿರಿಕ್ತವಾಗಿ ಕರ್ಮನಿಷ್ಠರು ಉದ್ಯಾನಗಳಲ್ಲಿಯೂ
 ಚಿಲುಮೆಗಳಲ್ಲಿಯೂ ಇರುವರು.
 46. ಶಾಂತರಾಗಿಯೂ ನಿರ್ಭಯರಾಗಿಯೂ ಅವುಗಳೊಳಗೆ
 ಪ್ರವೇಶಿಸಿರೆಂದು ಅವರೊಡನೆ ಹೇಳಲಾಗುವುದು.

قَالَ فَإِنَّكَ مِنَ الْمُنظَرِينَ ﴿٣٧﴾

إِلَى يَوْمِ الْوَقْتِ الْمَعْلُومِ ﴿٣٨﴾

قَالَ رَبِّ بِمَا أَغْوَيْتَنِي لَأُزَيِّنَنَّ لَهُمْ
 فِي الْأَرْضِ وَلَا أُغْوِيَنَّهُمْ أَجْمَعِينَ ﴿٣٩﴾

إِلَّا عِبَادَكَ مِنْهُمُ الْمُخْلَصِينَ ﴿٤٠﴾

قَالَ هَذَا صِرَاطٌ عَلَيَّ مُسْتَقِيمٌ ﴿٤١﴾

إِنَّ عِبَادِي لَيْسَ لَكَ عَلَيْهِمْ سُلْطَنٌ
 إِلَّا مَنْ اتَّبَعَكَ مِنَ الْغَايِبِينَ ﴿٤٢﴾

وَإِنَّ جَهَنَّمَ لَمَوْعِدُهُمْ أَجْمَعِينَ ﴿٤٣﴾

لَهَا سَبْعَةُ أَبْوَابٍ لِكُلِّ بَابٍ
 مِنْهُمْ جُزْءٌ مَّقْسُومٌ ﴿٤٤﴾

إِنَّ الْمُتَّقِينَ فِي جَنَّاتٍ وَعُيُونٍ ﴿٤٥﴾

أَدْخُلُوهَا بِسَلَامٍ أَمِينٍ ﴿٤٦﴾

12. 'ಹಾದಾ ಸಿರಾತುಲ್ ಅಲಯ್ಯ ಮುಸ್ತಕೀಮ್' ಎಂಬುದನ್ನು ಎರಡು ರೀತಿಯಲ್ಲಿ ಅರ್ಥೈಸಬಹುದಾಗಿದೆ. ಒಂದನೆಯದು ನಾವು ಭಾಷಾಂತರದಲ್ಲಿ ಕೊಟ್ಟಿರುವ ಅರ್ಥವಾಗಿದೆ. ಎರಡನೆಯದು, "ಆ ಮಾತು ನಿಜ. ನಾನೂ ಅದಕ್ಕೆ ಬದ್ಧನಾಗಿರುವೆ" ಎಂದಾಗಿದೆ.
 13. ಈ ವಾಕ್ಯದ ಅರ್ಥ ಹೀಗೂ ಆಗಬಹುದು, 'ನನ್ನ ದಾಸರ (ಜನಸಾಮಾನ್ಯರ) ಮೇಲೆ ಬಲವಂತದಿಂದ ಅವರನ್ನು ಆಚ್ಛೋಲ್ಲಂಘಕರನ್ನಾಗಿ ಮಾಡುವ ಅಧಿಕಾರ ನಿನಗೆ ಇರಲಾರದು. ಆದರೆ ಸ್ವತಃ ದಾರಿತಪ್ಪಿರುವ ಮತ್ತು ಸ್ವಯಂ ನಿನ್ನ ಅನುಸರಣೆ ಮಾಡಬಯಸುವವರನ್ನು ನಿನ್ನ ಮಾರ್ಗದಲ್ಲಿ ನಡೆಯಲು ಬಿಟ್ಟು ಬಿಡಲಾಗುವುದು. ಅವರನ್ನು ಒತ್ತಾಯಪೂರ್ವಕ ಅದರಿಂದ ತಡೆಯಲು ನಾವು ಪ್ರಯತ್ನಿಸುವುದಿಲ್ಲ.
 14. ನರಕದ ಈ ದ್ವಾರಗಳು ಪ್ರಾಯಶಃ ಅವರ ಪಥಭ್ರಷ್ಟತೆ ಮತ್ತು ಪಾಪಗಳಿಗೆ ಅನುಗುಣ ವಾಗಿರುವುದು. ಅವುಗಳ ಮೂಲಕವೇ ವ್ಯಕ್ತಿ ತನ್ನನ್ನು ನರಕಕ್ಕೆ ಅರ್ಹನಾಗಿ ಮಾಡಿಕೊಳ್ಳುವನು. ಉದಾಹರಣೆಗೆ ಕೆಲವರು ನಾಸ್ತಿಕತೆಯ ಮೂಲಕ ನರಕದಡೆಗೆ ಸಾಗುತ್ತಾರೆ. ಕೆಲವರು ಕಪಟ ವಿಶ್ವಾಸ, ಬಹುದೇವಾರಾಧನೆ, ಸ್ವೇಚ್ಛಾಚಾರ, ಪಥಭ್ರಷ್ಟತೆ, ಅಕ್ರಮ-ಅನ್ಯಾಯ, ಸೃಷ್ಟಿಗಳಿಗೆ ಉಪದ್ರವ ನೀಡುವ ಪ್ರವೃತ್ತಿ, ಮಿಥ್ಯದ ಪ್ರಚಾರ, ಸತ್ಯನಿಷೇಧದ ಸಂಸ್ಥಾಪನೆ, ಕೆಡುಕು ಮತ್ತು ಅಶ್ಲೀಲತೆಯ ಪ್ರಚಾರ ಇತ್ಯಾದಿ ವಿಭಿನ್ನ ಮಾರ್ಗಗಳನ್ನು ಅನುಸರಿಸುತ್ತಾರೆ. ಒಬ್ಬ ವ್ಯಕ್ತಿಯ ಯಾವ ದುರ್ಗುಣ ಹೆಚ್ಚು ಸುವ್ಯಕ್ತವಿರುವುದೋ ಅದಕ್ಕನುಗುಣವಾಗಿ ನರಕದಡೆಗೆ ಸಾಗಲು ಅವನ ಹಾದಿಯನ್ನು ಗೊತ್ತುಪಡಿಸಲಾಗುವುದು.

47. ಅವರ ಹೃದಯಗಳಲ್ಲಿ ಇರಬಹುದಾದ ಅಲ್ಪಸ್ವಲ್ಪ ಕೇಡನ್ನು ನಾವು ತೆಗೆದು ಬಿಡುವೆವು. ಅವರು ಪರಸ್ಪರ ಸಹೋದರರಾಗಿ ಅಭಿಮುಖರಾಗಿ ಆಸನಗಳಲ್ಲಿ ಕುಳಿತುಕೊಳ್ಳುವರು. وَنَزَعْنَا مَا فِي صُدُورِهِمْ مِّنْ غَيْلٍ
إِخْوَانًا عَلَىٰ سُرُورٍ مُّتَقَبِلِينَ ﴿٤٧﴾
48. ಅವರಿಗೆ ಅಲ್ಲಿ ಯಾವತ್ತು ಪರಿಶ್ರಮ ಪಡಬೇಕಾಗಿ ಬರದು ಮತ್ತು ಅವರು ಅಲ್ಲಿಂದ ಹೊರಹಾಕಲ್ಪಡುವುದೂ ಇಲ್ಲ. لَا يَسْأَلُهَا فِيهَا نَصَبٌ وَمَا هُم بِمَنْهَا
بِمُخْرَجِينَ ﴿٤٨﴾
49. ಓ ಪೈಗಂಬರರೇ, ನಾನು ಮಹಾ ಕ್ಷಮಾಶೀಲನೂ ಕರುಣಾ ನಿಧಿಯೂ ಆಗಿರುತ್ತೇನೆಂದು ನನ್ನ ದಾಸರಿಗೆ ತಿಳಿಸಿಬಿಡಿರಿ. نَبِيِّ عِبَادِي أَنِّي أَنَا الْعَفُورُ الرَّحِيمُ ﴿٤٩﴾
50. ಇದರೊಂದಿಗೇ ನನ್ನ ಯಾತನೆಯೂ ಅತ್ಯಂತ ವೇದನಾಯುಕ್ತ ವಾಗಿದೆ (ಎಂದೂ ತಿಳಿಸಿ ಬಿಡಿರಿ.) وَأَنَّ عَدَايَ هُوَ الْعَدَابُ الْآلِيمُ ﴿٥٠﴾
51. ಇವರಿಗೆ ಇಬ್ಬರಾಹೀಮರ ಅತಿಥಿಗಳ ವೃತ್ತಾಂತವನ್ನೂ ತಿಳಿಸಿರಿ. وَنَبِّئِهِمْ عَن ضَيْفِ إِبْرَاهِيمَ ﴿٥١﴾
52. ಅವರು ಇವರಲ್ಲಿಗೆ ಬಂದು, "ನಿಮಗೆ ಶಾಂತಿ ಇರಲಿ" ಎಂದರು. ಆಗ ಇವರು, "ನಿಮಗೆ ನಿಮ್ಮ ಬಗೆಗೆ ಹೆದರಿಕೆಯಾಗುತ್ತಿದೆ" ಎಂದರು. إِذْ دَخَلُوا عَلَيْهِ فَقَالُوا سَلَامًا قَالَ
إِنَّمَا مِنْكُمْ وَجُلُودٌ ﴿٥٢﴾
53. ಆಗ ಅವರು, "ಹೆದರಬೇಡಿರಿ, ನಾವು ನಿಮಗೆ ಓರ್ವ ಮೇಧಾವಿ ಯಾದ ಪುತ್ರನ ಸುವಾರ್ತೆ ನೀಡುತ್ತೇವೆ" ಎಂದರು.¹⁵ قَالُوا لَا تَوْجَلْ إِنَّا نُبَشِّرُكَ بِغُلَامٍ عَلِيمٍ ﴿٥٣﴾
54. ಇಬ್ಬರಾಹೀಮರು, "ಈ ವೃದ್ಧಾಪ್ಯದಲ್ಲಿ ನೀವು ನನಗೆ (ಮಗನ) ಸುವಾರ್ತೆ ನೀಡುತ್ತೀರಾ? ನೀವೆಂತಹ ಸುವಾರ್ತೆ ನೀಡುತ್ತಿರುವಿ ರೆಂದು ಕೊಂಚ ಯೋಚಿಸಿರಿ" ಎಂದರು. قَالَ أَبَشَّرْتُمُونِي عَلَىٰ أَنْ مَسَّنِيَ الْكِبَرُ
نِيمًا تَبَشِّرُونَ ﴿٥٤﴾
55. ಆಗ ಅವರು, "ನಾವು ನಿಮಗೆ ಪರಮ ಸತ್ಯವಾಗಿರುವ ಸುವಾರ್ತೆ ನೀಡುತ್ತಿದ್ದೇವೆ- ನೀವು ನಿರಾಶರಾಗಬೇಡಿರಿ" ಎಂದು ಉತ್ತರ ಕೊಟ್ಟರು. قَالُوا بَشَّرْنَاكَ بِالْحَقِّ فَلَا تَكُنْ
مِنَ الْقَاطِئِينَ ﴿٥٥﴾
56. ಇಬ್ಬರಾಹೀಮರು, "ತಮ್ಮ ಪ್ರಭುವಿನ ಅನುಗ್ರಹದ ಬಗ್ಗೆ ಪಥಭ್ರಷ್ಟರು ಮಾತ್ರ ನಿರಾಶರಾಗುತ್ತಾರೆ" ಎಂದು ಹೇಳಿ- قَالَ وَمَنْ يَقْنَطُ مِن رَّحْمَةِ رَبِّهِ
إِلَّا الضَّالُّونَ ﴿٥٦﴾

15. ಅರ್ಥಾತ್- ಹ. ಇಸಾಹಾಕರ(ರ) ಜನನದ ಸುವಾರ್ತೆ. ಹೂದ್ ಅಧ್ಯಾಯದಲ್ಲಿ ಈ ಬಗ್ಗೆ ವಿವರಣೆ ನೀಡಲಾಗಿದೆ.

57. "ಓ ದೇವದೂತರೇ, ನೀವು ಯಾವ ಕಾರ್ಯಾಚರಣೆಗಾಗಿ ಬಂದಿರುವಿರಿ?" ಎಂದು ಕೇಳಿದರು. ﴿٥٧﴾ قَالِ مَا خَطْبُكُمْ أَيُّهَا الْمُرْسَلُونَ
58. (ಆಗ) ಅವರು, "ನಾವು ಒಂದು ಅಪರಾಧಿ ಜನಾಂಗದ ಕಡೆಗೆ ಕಳುಹಿಸಲ್ಪಟ್ಟಿದ್ದೇವೆ-
59. ಆದರೆ 'ಲೂತ್'ರ ಮನೆಯವರು ಇದಕ್ಕೆ ಹೊರತಾಗಿದ್ದಾರೆ. ಅವರ ಮನೆಯವರೆಲ್ಲರನ್ನೂ ನಾವು ರಕ್ಷಿಸುವೆವು-
60. 'ಲೂತ್'ರ ಪತ್ನಿಯ ಹೊರತು; ಆಕೆ ಹಿಂದೆ ಉಳಿಯುವವರಲ್ಲಿ ಸೇರಿದವಳೆಂದು ನಾವು ವಿಧಿಸಿದ್ದೇವೆ (ಎಂದು ಅಲ್ಲಾಹನು ಹೇಳುತ್ತಾನೆ)" ಎಂದರು. ﴿٥٨﴾ قَالُوا إِنَّا أُرْسِلْنَا إِلَىٰ قَوْمٍ مُّجْرِمِينَ ﴿٥٩﴾ إِلَّا آلَ لُوطٍ إِنَّا لَمُجْرِمُهُمُ اجْمَعِينَ ﴿٦٠﴾ إِلَّا امْرَأَتَهُ قَدَّرْنَا إِنَّهَا لَمِنَ الْغَابِرِينَ ﴿٦١﴾ فَلَمَّا جَاءَ آلَ لُوطٍ الْمُرْسَلُونَ ﴿٦٢﴾ قَالِ إِنَّكُمْ قَوْمٌ مِّنْكَرُونَ ﴿٦٣﴾ قَالُوا بَلْ جِئْنَاكَ بِمَا كَانُوا فِيهِ يَسْتُرُونَ ﴿٦٤﴾ وَأَتَيْنَكَ بِالْحَقِّ وَإِنَّا لَصَادِقُونَ ﴿٦٥﴾ فَأَسْرِ بِأَهْلِكَ بِقِطْعٍ مِّنَ اللَّيْلِ وَالنَّجْمِ أَذْوَاجَهُمْ وَلَا تَلْتَفِتْ مِنْكُمْ أَحَدٌ وَامْضُ حَيْثُ تُؤْمَرُونَ ﴿٦٦﴾
61. ಅನಂತರ ಆ ದೂತರು ಲೂತರಲ್ಲಿಗೆ ತಲಪಿದಾಗ-
62. ಅವರು, "ನೀವು ನನಗೆ ಅಪರಿಚಿತರಾಗಿ ತೋರುತ್ತೀರಿ" ಎಂದರು. ﴿٦١﴾ قَالِ إِنَّكُمْ قَوْمٌ مِّنْكَرُونَ ﴿٦٢﴾
63. ಆಗ ಅವರು, "ಅಲ್ಲ; ಯಾವುದರ ಆಗಮನದ ಬಗ್ಗೆ ಇವರು ಸಂದೇಹ ಪಡುತ್ತಿದ್ದರೋ ಅದನ್ನು ತೆಗೆದುಕೊಂಡು ನಾವು ಬಂದಿದ್ದೇವೆ. ﴿٦٣﴾ قَالُوا بَلْ جِئْنَاكَ بِمَا كَانُوا فِيهِ يَسْتُرُونَ
64. ನಾವು ಸತ್ಯ ಸಹಿತ ನಿಮ್ಮ ಬಳಿಗೆ ಬಂದಿರುತ್ತೇವೆಂದು ನಾವು ನಿಮ್ಮೊಡನೆ ಖಾತ್ರಿಯಾಗಿ ಹೇಳುತ್ತೇವೆ. ﴿٦٤﴾ وَأَتَيْنَكَ بِالْحَقِّ وَإِنَّا لَصَادِقُونَ
65. ಆದುದರಿಂದ ಇನ್ನು ನೀವು ಸ್ವಲ್ಪ ರಾತ್ರಿ ಉಳಿದಿರುವಾಗಲೇ ನಿಮ್ಮ ಮನೆಯವರನ್ನು ಕರೆಕೊಂಡು ಹೊರಟು ಹೋಗಿಬಿಡಿರಿ ಮತ್ತು ನೀವು ಸ್ವತಃ ಅವರ ಹಿಂದೆ ಹಿಂದೆಯೇ ನಡೆಯಿರಿ. ನಿಮ್ಮ ಪೈಕಿ ಯಾರೂ ಹಿಂತಿರುಗಿ ನೋಡಬಾರದು. ನಿಮಗೆ ಎತ್ತ ಹೋಗಲು ಆಜ್ಞಾಪಿಸಲಾಗುತ್ತದೋ ಅತ್ತ ನೇರವಾಗಿ ಸಾಗಿರಿ" ಎಂದು ಹೇಳಿದರು. ﴿٦٥﴾ فَأَسْرِ بِأَهْلِكَ بِقِطْعٍ مِّنَ اللَّيْلِ وَالنَّجْمِ أَذْوَاجَهُمْ وَلَا تَلْتَفِتْ مِنْكُمْ أَحَدٌ وَامْضُ حَيْثُ تُؤْمَرُونَ
66. ಬೆಳಗಾಗುವುದರೊಳಗಾಗಿ ಅವರೆಲ್ಲರ ಮೂಲೋತ್ಪಾಟನಗೊಳಿಸಲಾಗುವದೆಂಬ ನಮ್ಮ ಈ ತೀರ್ಮಾನವನ್ನು ನಾವು ಅವರಿಗೆ ಮುಟ್ಟಿಸಿಬಿಟ್ಟೆವು. ﴿٦٦﴾ وَتَضَيَّنَّا إِلَيْكَ ذَٰلِكَ الْأَمْرَ أَنَّ دَابِرَ هَٰؤُلَاءِ مَقْطُوعٌ مُّصْبِحِينَ

67. ಇಷ್ಟರಲ್ಲಿ ನಗರದವರು ಸಂತೋಷದಿಂದ ಮೈ ಮರೆತು ಲೂತರ ಮನೆಗೆ ಧಾವಿಸಿ ಬಂದರು. ﴿٧٧﴾ **وَجَاءَ أَهْلَ الْمَدِينَةِ يَسْتَبْشِرُونَ**
68. ಲೂತರು ಹೇಳಿದರು, "ಬಂಧುಗಳೇ, ಇವರು ನನ್ನ ಅತಿಥಿಗಳು- ನನ್ನನ್ನು ಅವಮಾನಿಸಬೇಡಿರಿ. ﴿٧٨﴾ **قَالَ إِنَّ هَؤُلَاءِ ضَيْفِي فَلَا تَفْضَحُونِ**
69. ಅಲ್ಲಾಹನನ್ನು ಭಯಪಡಿರಿ- ನನ್ನನ್ನು ಅಪಮಾನಕ್ಕೀಡು ಮಾಡಬೇಡಿರಿ." ﴿٧٩﴾ **وَاتَّقُوا اللَّهَ وَلَا تُخْزُونِ**
70. ಆಗ ಅವರು, "ಇಡೀ ಲೋಕದ ಗುತ್ತಿಗೆ ಪಡೆಯುವುದು ಬೇಡವೆ ನ್ನುತ್ತ ನಾವು ಪದೇ ಪದೇ ನಿಮ್ಮನ್ನು ತಡೆಯಲಿಲ್ಲವೇ?" ಎಂದು ಕೇಳಿದರು. ﴿٨٠﴾ **قَالُوا أَوَكَمْ نَنهَكَ عَنِ الْعَالَمِينَ**
71. ಲೂತರು (ವಿನಮೃತೆಯಿಂದ), "ನಿಮಗೇನಾದರೂ ಮಾಡಲೇ ಬೇಕೆಂದಿದ್ದರೆ ಇದೋ ಈ ನನ್ನ ಪುತ್ರಿಯರಿದ್ದಾರೆ" ಎಂದು ಹೇಳಿದರು.¹⁶ ﴿٨١﴾ **قَالَ هَؤُلَاءِ بَنَاتِي إِنْ كُنْتُمْ فاعِلِينَ**
72. ನಿಮ್ಮ ಜೀವದಾಣೆ! (ಓ ಪೈಗಂಬರರೇ,) ಆಗ ಆ ಜನರು ಮದೋನ್ಮತ್ತರಾಗಿದ್ದರು. ಅದರಿಂದ ಅವರು ಮೈ ಮರೆತಿದ್ದರು. ﴿٨٢﴾ **لَعَمْرُكَ إِنَّهُمْ لَفِي سَكْرَتِهِمْ يَعْمَهُونَ**
73. ಕಟ್ಟಕಡೆಗೆ ಉಷಾಕಾಲವಾದೊಡನೆ ಅವರ ಮೇಲೆ ಒಂದು ಭಯಾನಕ ಸ್ಫೋಟವೆರಗಿತು. ﴿٨٣﴾ **فَاخذنهم الصيحة مشرقين**
74. ನಾವು ಆ ನಾಡನ್ನು ಬುಡಮೇಲು ಮಾಡಿ ಬಿಟ್ಟೆವು ಮತ್ತು ಅವರ ಮೇಲೆ ಸುಡುಮಣ್ಣಿನ ಕಲ್ಲುಗಳ ಮಳೆಗರೆದವು. ﴿٨٤﴾ **فَجعلنا عاليها سافلها وأمطرنا عليهم حجارة من سجيل**
75. ಈ ಘಟನೆಯಲ್ಲಿ ವಿಚಾರಶೀಲರಿಗೆ ಉನ್ನತವಾದ ನಿದರ್ಶನಗಳಿವೆ. ﴿٨٥﴾ **إِنَّ فِي ذَلِكَ لآيَاتٍ لِّلْمُتَوَسِّبِينَ**
76. (ಈ ದುರ್ಘಟನೆ ಸಂಭವಿಸಿದ) ಆ ಪ್ರದೇಶವು ಸಾರ್ವಜನಿಕ ಸಂಚಾರ ಮಾರ್ಗದಲ್ಲೇ ಇದೆ.¹⁷ ﴿٨٦﴾ **وَإِنَّهَا لِبَسِيلٍ مُّقْبِرٍ**
77. ಇದರಲ್ಲಿ ನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳಿಗೆ ಎಚ್ಚರಿಕೆಯ ಸಾಧನಗಳಿವೆ. ﴿٨٧﴾ **إِنَّ فِي ذَلِكَ لآيَةً لِّلْمُؤْمِنِينَ**

16. ವಿವರಣೆಗಾಗಿ ನೋಡಿರಿ. ಅಧ್ಯಾಯ ಹೂದ್, ಟಿಪ್ಪಣಿ-26, 27.

17. ಅರ್ಥಾತ್- ಓಚಾರ್ಭುನಿಂದ ಸಿರಿಯಾ ಮತ್ತು ಇರಾಕ್‌ನಿಂದ ಈಜಿಪ್ಟ್‌ಗೆ ಹೋಗುವಾಗ ಈ ವಿನಾಶಕ್ಕೀಡಾದ ಪ್ರದೇಶಗಳು ದಾರಿಯಲ್ಲಿ ಸಿಗುತ್ತವೆ. ಯಾತ್ರಾತಂಡಗಳು ಸಾಮಾನ್ಯವಾಗಿ ವಿನಾಶದ ಪಳೆಯುಳಿಗಳನ್ನು ನೋಡುತ್ತವೆ. ಇಂದಿಗೂ ಆ ಇಡೀ ಪ್ರದೇಶದಲ್ಲಿ ಅದನ್ನು ಸ್ಪಷ್ಟವಾಗಿ ಕಾಣಬಹುದಾಗಿದೆ.

78. 'ಐಕ್'ದವರು¹⁸ ಅಕ್ರಮಿಗಳಾಗಿದ್ದರು. وَإِنْ كَانَ أَصْحَابُ الْأَيْكَةِ ظَالِمِينَ ﴿٧٨﴾
79. ನಾವು ಅವರ ಮೇಲೂ ಪ್ರತೀಕಾರವೆಸಗಿದೆವು. ಈ ಎರಡೂ ಜನಾಂಗಗಳ ಅವಶೇಷಗಳು ರಾಜ ಮಾರ್ಗದಲ್ಲೇ ಇವೆ.¹⁹ فَأَنْتَقَمْنَا مِنْهُمْ وَإِنَّهُمَا لَبِئْسَ الْأُمَّةٌ مُّبِينٌ ﴿٧٩﴾
80. 'ಹಿಜ್ರ್'ನವರೂ ಸಂದೇಶವಾಹಕರನ್ನು ಸುಳ್ಳಾಗಿಸಿದ್ದರು. وَلَقَدْ كَذَّبَ أَصْحَابُ الْجُبْرِ الْمُرْسَلِينَ ﴿٨٠﴾
81. ನಾವು ನಮ್ಮ ನಿದರ್ಶನಗಳನ್ನು ಅವರಿಗೆ ತೋರಿಸಿದೆವು. ಆದರೆ ಅವರು ಅವೆಲ್ಲವನ್ನೂ ಅಲಕ್ಷಿಸುತ್ತಲೇ ಇದ್ದರು. وَآتَيْنَهُمْ آيَاتِنَا فَكَانُوا عَنْهَا مُعْرِضِينَ ﴿٨١﴾
82. ಅವರು ಪರ್ವತಗಳನ್ನು ಕೊರೆದು ಮನೆಗಳನ್ನು ಮಾಡುತ್ತಿದ್ದರು ಮತ್ತು ತಮ್ಮಷ್ಟಕ್ಕೆ ನಿರ್ಭಯರಾಗಿ ನಿಶ್ಚಿಂತರಾಗಿದ್ದರು. وَكَانُوا يَنْجِتُونَ مِنَ الْجِبَالِ بُيُوتًا آمِنِينَ ﴿٨٢﴾
83. ಕಟ್ಟಕಡೆಗೆ ಬೆಳಗಾಗುತ್ತಲೇ ಒಂದು ಪ್ರಚಂಡ ಸ್ಫೋಟವು ಬಂದೆರಗಿತು. فَأَخَذَتْهُمُ الصَّيْحَةُ مُصْبِحِينَ ﴿٨٣﴾
84. ಮತ್ತು ಅವರ ಸಂಪಾದನೆಯು ಅವರ ಯಾವ ಉಪಯೋಗಕ್ಕೂ ಬರಲಿಲ್ಲ. فَمَا أَعْنَى عَنْهُمْ مِمَّا كَانُوا يَكْسِبُونَ ﴿٨٤﴾
85. ನಾವು ಭೂಮಿ-ಆಕಾಶಗಳನ್ನೂ ಅವುಗಳಲ್ಲಿ ಇರುವುದೆಲ್ಲವನ್ನೂ ಪರಮ ಸತ್ಯವಾಗಿಯೇ ವಿನಾ ಸೃಷ್ಟಿಸಲಿಲ್ಲ ಮತ್ತು ತೀರ್ಮಾನದ ಗಳಿಗೆಯು ಖಂಡಿತವಾಗಿಯೂ ಬರಲಿದೆ. ಆದುದರಿಂದ ಓ ಪೈಗಂಬರರೇ, ನೀವು (ಇವರ ಅಸಭ್ಯ ವರ್ತನೆಗೆ ಪ್ರತಿಯಾಗಿ) ಸೌಜನ್ಯ ಪೂರ್ಣ ಕ್ಷಮೆಯೊಂದಿಗೆ ವರ್ತಿಸಿರಿ. وَمَا خَلَقْنَا السَّمَوَاتِ وَالْأَرْضَ وَمَا بَيْنَهُمَا إِلَّا بِالْحَقِّ وَإِنَّ السَّاعَةَ لَأْتِيَةٌ فَاصْفَحِ الصَّفْحَ الْجَبِيلَ ﴿٨٥﴾
86. ನಿಶ್ಚಯವಾಗಿಯೂ ನಿಮ್ಮ ಪ್ರಭು ಎಲ್ಲರ ಸೃಷ್ಟಿಕರ್ತನೂ ಸರ್ವಜ್ಞನೂ ಆಗಿರುತ್ತಾನೆ. إِنَّ رَبَّكَ هُوَ الْخَلْقُ الْعَلِيمُ ﴿٨٦﴾
87. ನಾವು ನಿಮಗೆ ಪದೇ ಪದೇ ಪುನರಾವರ್ತಿಸುವ ಸಪ್ತ ಸೂಕ್ತಗಳನ್ನೂ²⁰ ದಿವ್ಯ ಕುರ್ಆನನ್ನೂ ದಯಪಾಲಿಸಿದ್ದೇವೆ. وَلَقَدْ آتَيْنَاكَ سَبْعًا مِنَ الْمَثَانِي وَالْقُرْآنَ الْعَظِيمَ ﴿٨٧﴾

18. ಅರ್ಥಾತ್- ಹ. ಶುಬ್ಬಾರ್(ಅ) ಸಮುದಾಯಕ್ಕೆ ಸೇರಿದ ಜನರು. 'ಐಕ್' ಎಂಬುದು 'ತಬೂಕ್'ನ ಪ್ರಾಚೀನ ಹೆಸರು.

19. ಮದಾಯನ್ ಮತ್ತು ಐಕ್ ಸಮುದಾಯಗಳ ಪ್ರದೇಶವೂ ಹಿಜ್ರ್ನಿಂದ ಸಿರಿಯಾ ಮತ್ತು ಫೆಲಿಸ್ತೀನ್‌ಗೆ ಹೋಗುವ ಮಾರ್ಗದಲ್ಲೇ ಇದೆ.

20. ಅರ್ಥಾತ್- 'ಫಾತಿಹಾ' ಅಧ್ಯಾಯದ ಸೂಕ್ತಗಳು. ಪ್ರಾಚೀನ ವಿದ್ವಾಂಸರ ಪೈಕಿ ಹೆಚ್ಚಿನವರು ಈ ಬಗ್ಗೆ ಒಮ್ಮತಾಭಿಪ್ರಾಯ ಹೊಂದಿದ್ದಾರೆ.

88. ನಾವು ಅವರಲ್ಲಿರುವ ನಾನಾ ವಿಧದ ಜನರಿಗೆ ಕೊಟ್ಟಿರುವ ಲೌಕಿಕ ಸುಖೋಪಭೋಗಗಳ ಕಡೆಗೆ ನೀವು ಕಣ್ಣೆತ್ತಿಯೂ ನೋಡಬೇಡಿರಿ ಮತ್ತು ಅವರಿಗಾಗಿ ಮರುಗಲೂ ಬೇಡಿರಿ. (ಅವರನ್ನು ಅವರ ಪಾಡಿಗೆ ಬಿಟ್ಟು) ಸತ್ಯವಿಶ್ವಾಸವನ್ನು ಸ್ವೀಕರಿಸುವವರ ಕಡೆಗೆ ಬಾಗಿರಿ.

لَا تَمُدَّنَّ عَيْنَيْكَ إِلَىٰ مَا مَتَّعْنَا بِهِ
أَنْوَاجًا مِنْهُمْ وَلَا تَحْزَنْ عَلَيْهِمْ
وَخَفِضْ جَنَاحَكَ لِلْمُؤْمِنِينَ ﴿٨٨﴾

89. (ನಿರಾಕರಿಸುವವರೊಡನೆ) "ನಾನು ಸುಸ್ವಪ್ನವಾಗಿ ಎಚ್ಚರಿಕೆ ನೀಡುವವನು" ಎಂದು ಹೇಳಿಬಿಡಿರಿ.

وَ قُلْ إِنِّي أَنَا النَّذِيرُ الْمُبِينُ ﴿٨٩﴾

90-91. ಇದು ತಮ್ಮ ಕುರ್ಆನನ್ನು ಛಿನ್ನವಿಚ್ಛಿನ್ನಗೊಳಿಸಿರುವ²¹ ಬಡಕುಗಾರರ ಕಡೆಗೆ ನಾವು ಕಳುಹಿಸಿದ್ದಂತಹ ಎಚ್ಚರಿಕೆಯೇ ಆಗಿರುತ್ತದೆ.

كَمَا أَنْزَلْنَا عَلَى الْمُقْتَسِبِينَ ﴿٩٠﴾
الَّذِينَ جَعَلُوا الْقُرْآنَ عِضِينَ ﴿٩١﴾

92-93. ನಿಮ್ಮ ಪ್ರಭುವಿನಾಣೆ! ಅವರೇನು ಮಾಡುತ್ತಲಿದ್ದರೆಂದು ನಾವು ಅವರೆಲ್ಲರೊಡನೆ ವಿಚಾರಿಸಿಯೇ ತೀರುವೆವು.

فَوَسِّرْكَ لَسْئَلَتِهِمْ أَجْعِلِينَ ﴿٩٢﴾
عَمَّا كَانُوا يَعْمَلُونَ ﴿٩٣﴾

94. ಆದುದರಿಂದ ಓ ಪೈಗಂಬರರೇ, ನಿಮಗೆ ಕೊಡಲಾಗುತ್ತಿರುವ ಆದೇಶಗಳನ್ನು ಘಂಟಾ ಘೋಷವಾಗಿ ಸಾರಿ ಬಿಡಿರಿ ಮತ್ತು ಬಹುದೇವವಿಶ್ವಾಸಿಗಳನ್ನು ಕೊಂಚವೂ ಗಣನೆಗೆ ತೆಗೆದು ಕೊಳ್ಳಬೇಡಿರಿ.

فَأُصِدِّعْ بِمَا تَكْفُرُونَ وَأَعْرِضْ عَنِ
الْمُشْرِكِينَ ﴿٩٤﴾

95. ಆ ಅಪಹಾಸ್ಯ ಮಾಡುವವರನ್ನು ನಿಮ್ಮ ಪರವಾಗಿ ಶಿಕ್ಷಿಸಲು ನಾವು ಸಾಕು.

إِنَّا كَفَيْنَاكَ الْمُسْتَهْزِئِينَ ﴿٩٥﴾

96. ಅವರು ಅಲ್ಲಾಹನೊಂದಿಗೆ ಇತರರನ್ನು ದೇವನೆನ್ನುತ್ತಾರೆ. ಸದ್ಯವೇ ಅವರಿಗೆ ಗೊತ್ತಾಗಲಿದೆ.

الَّذِينَ يَجْعَلُونَ مَعَ اللَّهِ إِلَهًا آخَرَ
فَسَوْفَ يَعْلَمُونَ ﴿٩٦﴾

97. ಅವರಾಡುತ್ತಿರುವ ಅಪವಾದದ ಮಾತುಗಳಿಂದ ನಿಮಗೆ ತುಂಬಾ ಖೇದವಾಗುತ್ತಿದೆ ಎಂಬುದನ್ನು ನಾವು ಬಲ್ಲೆವು-

وَلَقَدْ نَعْلَمُ أَنَّكَ يَضِيقُ صَدْرُكَ
بِمَا يَقُولُونَ ﴿٩٧﴾

ಪ್ರವಾದಿವರ್ಯರು(ಸ), 'ಸಬ್‌ಅನ್ ಮಿನಲ್ ಮಸಾನಿ' ಎಂದರೆ ಸೂರ: ಫಾತಿಹಾ ಎಂದು ಹೇಳಿರುವುದಾಗಿ ಇಮಾಮ್ ಬುಖಾರಿ(ರ) ಅವರೂ ಎರಡು ಉಲ್ಲೇಖಗಳನ್ನು ನೀಡಿದ್ದಾರೆ.


21. ಅರ್ಥಾತ್- ಕುರ್ಆನ್ ನೀಡಲಾಗಿರುವಂತೆ ಅವರಿಗೆ ನೀಡಲಾಗಿದ್ದ ಗ್ರಂಥವನ್ನು ಅವರು ಛಿದ್ರಛಿದ್ರಗೊಳಿಸಿದರು. ಅದರ ಕೆಲವು ಭಾಗವನ್ನು ಅನುಸರಿಸಿದರು, ಕೆಲವನ್ನು ಕಡೆಗಣಿಸಿಬಿಟ್ಟರು.

98. (ಇದಕ್ಕೆ ಪರಿಹಾರವೇನೆಂದರೆ) ನಿಮ್ಮ ಪ್ರಭುವಿನ ಕೀರ್ತನೆಯೊಂದಿಗೆ ಅವನನ್ನು ಸ್ತುತಿಸಿರಿ. ಅವನ ಸನ್ನಿಧಿಯಲ್ಲಿ ಸಾಷ್ಟಾಂಗವೆರಗಿರಿ-

فَسَبِّحْ بِحَمْدِ رَبِّكَ وَكُنْ مِنَ السَّاجِدِينَ ﴿٩٨﴾

99. ಖಂಡಿತವಾಗಿಯೂ ಬಂದೇ ತೀರುವ ಆ ಕೊನೆಯ ಘಳಿಗೆಯ ವರೆಗೂ ನಿಮ್ಮ ಪ್ರಭುವಿನ ದಾಸ್ಯ-ಆರಾಧನೆ ಮಾಡುತ್ತಲಿರಿ.

وَاعْبُدْ رَبَّكَ حَتَّىٰ يَأْتِيَكَ الْيَقِينُ ﴿٩٩﴾



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಅಲ್ಲಾಹನ ವಿಧಿ ಬಂದು ಬಿಟ್ಟಿತು.¹ ಇನ್ನು ಅದಕ್ಕಾಗಿ ಅವಸರ ಪಡಬೇಡಿರಿ. ಅವನು ಪರಮ ಪಾವನನು ಮತ್ತು ಇವರು ಮಾಡುತ್ತಿರುವ 'ದೇವಸಹಭಾಗಿತ್ವಕ್ಕಿಂತ' ಮಹೋನ್ನತನು.

أَيُّ أَمْرٍ اللَّهُ فَلَا تَسْتَعْجِلُوهُ سُبْحَانَهُ
وَتَعَالَى عَمَّا يُشْرِكُونَ ①

2. ಅವನು ಈ 'ರೂಹ್' ಅನ್ನು² ತನಗೆ ಇಷ್ಟ ಬಂದ ದಾಸನ ಮೇಲೆ ತನ್ನ ಅನುಜ್ಞೆಯಿಂದ ದೇವಚರರ ಮುಖಾಂತರ ಅವತೀರ್ಣ ಗೊಳಿಸಿಬಿಡುತ್ತಾನೆ. (ಇದು) "ನನ್ನ ಹೊರತು ಯಾರೂ ನಿಮ್ಮ ಆರಾಧ್ಯನಿಲ್ಲ. ಆದುದರಿಂದ ನೀವು ನನ್ನನ್ನೇ ಭಯಪಡಿಸಿರಿ, ಎಂದು ಜನರನ್ನು ಎಚ್ಚರಿಸಿರಿ" (ಎಂಬ ಆದೇಶ ಸಹಿತ ವಾಗಿರುತ್ತದೆ).

يُنزِّلُ الْمَلَائِكَةَ بِالرُّوحِ مِنْ أَمْرِهِ
عَلَى مَنْ يَشَاءُ مِنْ عِبَادِهِ أَنْ أَنْذِرُوا
أَنْ لَا إِلَهَ إِلَّا أَنَا فَاتَّقُونِ ②

3. ಅವನು ಆಕಾಶಗಳನ್ನೂ ಭೂಮಿಯನ್ನೂ ಸತ್ಯಪೂರ್ಣವಾಗಿ ಸೃಷ್ಟಿಸಿರುತ್ತಾನೆ. ಇವರು ಮಾಡುವ 'ದೇವಸಹಭಾಗಿತ್ವಕ್ಕಿಂತ' ಅವನು ಮಹೋನ್ನತನು.

خَلَقَ السَّمَوَاتِ وَالْأَرْضَ بِالْحَقِّ ③
تَعَالَى عَمَّا يُشْرِكُونَ ④

4. ಅವನು ಮಾನವನನ್ನು ಬರೇ ಒಂದು ವೀರ್ಯಾಣುವಿನಿಂದ

خَلَقَ الْإِنْسَانَ مِنْ نُطْفَةٍ فَإِذَا هُوَ

1. ಅರ್ಥಾತ್- ಅದು ಗೋಚರವಾಗುವ ಮತ್ತು ಚಾರಿಗೊಳ್ಳುವ ಕಾಲ ಹತ್ತಿರವೇ ಇದೆ. ಪ್ರಾಯಶಃ ಇಲ್ಲಿ ತೀರ್ಮಾನವೆಂದು ಹೇಳಲಾಗಿರುವುದು ಪ್ರವಾದಿವರ್ಯರು(ಸ) ಮಕ್ಕಾದಿಂದ ವಲಸೆ ಹೋಗುವುದರ ಕುರಿತಾಗಿದೆ. ಈ ಸೂಕ್ತ ಬಂದ ಸ್ವಲ್ಪ ಕಾಲದ ನಂತರವೇ ಅದರ ಆಜ್ಞೆ ನೀಡಲಾಯಿತು. ಪ್ರವಾದಿಗಳು ಯಾವ ಜನಾಂಗದ ಮಧ್ಯೆ ತಮ್ಮ ದೌತ್ಯವನ್ನು ನಿರ್ವಹಿಸುತ್ತಾರೋ ಆ ಜನಾಂಗ ಆಜ್ಞೋಲ್ಲಂಘನೆಯ ಚರಮ ಸೀಮೆಗೆ ತಲಪಿದಾಗ ಪ್ರವಾದಿಗೆ ವಲಸೆ ಹೋಗುವ ಆಜ್ಞೆ ನೀಡಲಾಗುತ್ತದೆ ಎಂದು ಕುರ್ಆನಿನ ಅಧ್ಯಯನದಿಂದ ನಮಗೆ ವ್ಯಕ್ತವಾಗುತ್ತದೆ. ಈ ಆಜ್ಞೆ ಆ ಜನಾಂಗದ ಭವಿಷ್ಯದ ಬಗ್ಗೆ ತೀರ್ಮಾನವನ್ನೂ ಮಾಡಿಬಿಡುತ್ತದೆ. ಅನಂತರ ಅವರ ಮೇಲೆ ವಿನಾಶಕಾರಿ ಯಾತನೆ ಎರಗುತ್ತದೆ. ಇಲ್ಲವೇ ಪ್ರವಾದಿ ಮತ್ತು ಅವರ ಅನುಯಾಯಿಗಳ ಮೂಲಕ ಅವರ ಮೂಲೋತ್ಪಾಟನೆಯಾಗುತ್ತದೆ.
2. ಇಲ್ಲಿ 'ರೂಹ್' ಎಂದರೆ ಪ್ರವಾದಿತ್ವದ ಸ್ಪೂರ್ತಿ ಮತ್ತು ದಿವ್ಯವಾಣಿ. ಪ್ರವಾದಿಗಳ ನಡೆ-ನುಡಿಗಳೆಲ್ಲವೂ ಇವುಗಳಿಂದ ಕೂಡಿರುತ್ತದೆ.

<p>ಸೃಷ್ಟಿಸಿದನು ಮತ್ತು ನೋಡುತ್ತಿದ್ದ ಹಾಗೆ ಅವನೊಬ್ಬ ಪ್ರತ್ಯಕ್ಷ ಜಗಳಗಂಟನಾಗಿ ಮಾರ್ಪಟ್ಟನು.³</p>	<p>④ خَصِيمٌ مُّبِينٌ</p>
<p>5. ಅವನು (ಅರ್ಥಾತ್ ಅಲ್ಲಾಹನು) ಪ್ರಾಣಿಗಳನ್ನು ಸೃಷ್ಟಿಸಿದನು. ಅವುಗಳಲ್ಲಿ ನಿಮಗೆ ಉಡುಪು ಆಹಾರವೂ ಇನ್ನೂ ನಾನಾ ವಿಧದ ಇತರ ಪ್ರಯೋಜನಗಳೂ ಇವೆ.</p>	<p>وَالْأَنْعَامَ خَلَقَهَا لَكُمْ فِيهَا دِفْءٌ وَمَنَافِعُ وَمِنْهَا تَأْكُلُونَ ⑤</p>
<p>6. ನೀವು ಮುಂಚಾನೆ ಅವುಗಳನ್ನು ಮೇವಿಗೆ ಬಿಡುವಾಗಲೂ ಸಂಜೆ ಅವುಗಳನ್ನು ಮರಳಿ ತರುವಾಗಲೂ ನಿಮಗೆ ಅವುಗಳಲ್ಲಿ ಸೊಬಗಿದೆ.</p>	<p>وَلَكُمْ فِيهَا جَمَالٌ حِينَ تُرِيحُونَ وَحِينَ تَسْرَحُونَ ⑥</p>
<p>7. ಅವು ನಿಮಗಾಗಿ ಹೊರೆಯನ್ನು ಹೊತ್ತುಕೊಂಡು, ನೀವು ಅತ್ಯಂತ ಪರಿಶ್ರಮ ಪಡದೆ ತಲುಪಲಾಗದಂತಹ ಸ್ಥಳಗಳಿಗೆ ಒಯ್ಯುತ್ತವೆ. ವಾಸ್ತವದಲ್ಲಿ ನಿಮ್ಮ ಪ್ರಭು ಮಹಾ ವತ್ಸಲನೂ ಕರುಣಾನಿಧಿಯೂ ಆಗಿರುತ್ತಾನೆ.</p>	<p>وَتَحْمِيلُ أَثْقَالِكُمْ إِلَىٰ بَلَدٍ لَّمْ تَكُونُوا بِلِغْيِهِ إِلَّا بِشِقِّ الْأَنْفُسِ إِنَّ رَبَّكُمْ لَرَءُوفٌ رَّحِيمٌ ⑦</p>
<p>8. ಅವನು ಕುದುರೆಗಳನ್ನೂ ಹೆಸರಕತ್ತೆಗಳನ್ನೂ ಕತ್ತೆಗಳನ್ನೂ ನಿಮ್ಮ ಸವಾರಿಗಾಗಿಯೂ ಅವು ನಿಮ್ಮ ಜೀವನದ ಶೋಭೆಯಾಗುವಂತೆಯೂ ಸೃಷ್ಟಿಸಿದನು. ನಿಮಗೆ ಗೊತ್ತೇ ಇಲ್ಲದ ಇನ್ನೂ ಅನೇಕ ವಸ್ತುಗಳನ್ನು ಅವನು (ನಿಮ್ಮ ಪ್ರಯೋಜನಕ್ಕಾಗಿ) ಸೃಷ್ಟಿಸುತ್ತಾನೆ.⁴</p>	<p>وَالْخَيْلَ وَالْبِغَالَ وَالْحَمِيرَ لِتَرْكَبُوهَا وَزِينَةً وَيَخْلُقُ مَا لَا تَعْلَمُونَ ⑧</p>
<p>9. ಅಡ್ಡ ಮಾರ್ಗಗಳೂ ಇರುವಾಗ ನೇರ ಮಾರ್ಗವನ್ನು ತೋರಿಸುವ ಹೊಣೆ ಅಲ್ಲಾಹನ ಮೇಲೆಯೇ ಇದೆ. ಅವನು ಇಚ್ಛಿಸುತ್ತಿದ್ದರೆ ನಿಮಗೆಲ್ಲರಿಗೂ ಸನ್ಮಾರ್ಗದರ್ಶನ ಮಾಡುತ್ತಿದ್ದನು.</p>	<p>وَعَلَى اللَّهِ قَصْدُ السَّبِيلِ وَمِنْهَا جَائِرٌ ⑨ وَكَوْشَاءٌ لَّهُدًى لَكُمْ أَجْمَعِينَ ⑩</p>
<p>10. ಅವನೇ ನಿಮಗಾಗಿ ಆಕಾಶದಿಂದ ನೀರನ್ನು ಸುರಿಸಿದನು. ಅದನ್ನು ನೀವು ಸ್ವತಃ ಕುಡಿಯುತ್ತೀರಿ ಮತ್ತು ಅದರಿಂದ ನಿಮ್ಮ ಪ್ರಾಣಿಗಳಿಗೆ ಮೇವೂ ಉಂಟಾಗುತ್ತದೆ.</p>	<p>هُوَ الَّذِي أَنْزَلَ مِنَ السَّمَاءِ مَاءً لَكُمْ مِنْهُ شَرَابٌ وَمِنْهُ شَجَرٌ فِيهِ تُسِيمُونَ ⑩</p>
<p>3. ಇದನ್ನು ಎರಡು ರೀತಿಯಲ್ಲಿ ಅರ್ಥೈಸಬಹುದು. ಪ್ರಾಯಶಃ ಎರಡು ಅರ್ಥಗಳೂ ಇದಕ್ಕೆ ಅನ್ವಯವಾಗುತ್ತದೆ. ಮೊದಲನೆಯದಾಗಿ ಸಂವಾದ ನಡೆಸಲು ಅರ್ಹವಾದ ಮತ್ತು ತನ್ನ ಇಂಗಿತಕ್ಕೆ ಆಧಾರ ಪ್ರಮಾಣಗಳನ್ನು ಒದಗಿಸಲು ಸಮರ್ಥನಾದ ಆ ಮಾನವನನ್ನು ಅಲ್ಲಾಹನು ಅತ್ಯಂತ ನಿಶ್ಚಿಂತವಾದ ವೀರ್ಯದ ಬಿಂದುವಿನಿಂದ ಸೃಷ್ಟಿಸಿದನು. ಎರಡನೆಯದಾಗಿ ಅಲ್ಲಾಹನು ವೀರ್ಯದಂತಹ ನಿಶ್ಚಿಂತ ವಸ್ತುವಿನಿಂದ ಸೃಷ್ಟಿಸಿದ ಮಾನವನ ಆತ್ಮಪ್ರತಿಷ್ಠೆಯ ಅತಿರೇಕವನ್ನು ನೋಡಿ! ಅವನು ಸ್ವತಃ ದೇವನೊಡನೆಯೇ ಜಗಳ ಕಾಯಲು ಸಿದ್ಧನಾಗಿ ನಿಂತಿದ್ದಾನೆ.</p> <p>4. ಅರ್ಥಾತ್- ಮಾನವನ ಹಿತಕ್ಕಾಗಿ ಕಾರ್ಯವೆಸಗುತ್ತಿರುವ ಅಸಂಖ್ಯ ವಿಷಯಗಳು. ಎಲ್ಲಿ ಎಷ್ಟು ಪ್ರಮಾಣದ ಸೇವಕರು ಅವನ ಸೇವೆಯುತ್ತಿದ್ದಾರೆ ಮತ್ತು ಆ ಸೇವೆಯ ಸ್ವರೂಪ ಎಂತಹುದು ಎಂಬ ಬಗ್ಗೆಯೂ ಅವನಿಗೆ ತಿಳುವಳಿಕೆಯಿಲ್ಲ.</p>	

11. ಅವನು ಈ ನೀರಿನ ಮೂಲಕ ಬೆಳೆ ಬೆಳೆಯಿಸುತ್ತಾನೆ. ರೈತರನ್ನು (ಜೀತ ವ್ಯಕ್ತಿ), ಖಜೂರ, ದ್ರಾಕ್ಷೆ ಮತ್ತು ಇತರ ನಾನಾ ವಿಧದ ಫಲಗಳನ್ನು ಉತ್ಪಾದಿಸುತ್ತಾನೆ. ವಿವೇಚಿಸುವವರಿಗೆ ನಿಶ್ಚಯವಾಗಿಯೂ ಇದರಲ್ಲಿ ಒಂದು ದೊಡ್ಡ ನಿದರ್ಶನವಿದೆ.

يُنْبِتُ لَكُمْ بِهِ الرِّعَاءَ وَالزَّيْتُونَ
وَالنَّخِيلَ وَالْأَعْنَابَ وَمِنْ كُلِّ الثَّمَرَاتِ
إِنَّ فِي ذَلِكَ لَآيَةً لِّقَوْمٍ يَتَفَكَّرُونَ ﴿١١﴾

12. ಅವನು ನಿಮಗಾಗಿ ಇರುಳು ಹಗಲುಗಳನ್ನೂ ಸೂರ್ಯ ಚಂದ್ರರನ್ನೂ ನಿಯಂತ್ರಿಸುತ್ತಾನೆ. ಎಲ್ಲಾ ನಕ್ಷತ್ರಗಳೂ ಅವನ ಅಪ್ಪಣೆಯಿಂದ ನಿಯಂತ್ರಿತವಾಗಿವೆ. ಬುದ್ಧಿಜೀವಿಗಳಿಗೆ ಇದರಲ್ಲಿ ಅನೇಕ ನಿದರ್ಶನಗಳಿವೆ.

وَسَجَّرَ لَكُمُ اللَّيْلَ وَالنَّهَارَ وَالشَّمْسَ
وَالْقَمَرَ وَالنُّجُومَ مُسَخَّرَاتٍ بِأَمْرِهِ إِنَّ
فِي ذَلِكَ لَآيَاتٍ لِّقَوْمٍ يَعْقِلُونَ ﴿١٢﴾

13. ಅವನು ನಿಮಗಾಗಿ ಭೂಮಿಯಲ್ಲಿ ಸೃಷ್ಟಿಸಿರುವ ವಿವಿಧ ಬಣ್ಣಗಳ ವಸ್ತುಗಳಲ್ಲಿಯೂ ಗ್ರಹಿಸುವವರಿಗೆ ಖಂಡಿತವಾಗಿಯೂ ನಿದರ್ಶನವಿದೆ.

وَمَا ذَرَأَّا لَكُمُ فِي الْأَرْضِ مُخْتَلِفًا أَلْوَانًا
إِنَّ فِي ذَلِكَ لَآيَةً لِّقَوْمٍ يَتَذَكَّرُونَ ﴿١٣﴾

14. ನಿಮಗಾಗಿ ಸಮುದ್ರಗಳನ್ನು ನಿಯಂತ್ರಿಸಿ ನೀವು ಅದರಿಂದ ತಾಜಾ ಮಾಂಸ ಪಡೆದು ತಿನ್ನಲಾಗುವಂತೆಯೂ ಅದರಿಂದ ನೀವು ಧರಿಸುವ ಅಲಂಕಾರ ಸಾಧನಗಳನ್ನು ಹೊರ ತೆಗೆಯುವಂತೆಯೂ ಮಾಡಿದವನು ಅವನೇ. ನಾವೆಯು ಸಮುದ್ರದ ಹೃದಯವನ್ನು ಸೀಳುತ್ತ ಸಾಗುತ್ತಿರುವುದನ್ನು ನೀವು ನೋಡುತ್ತೀರಿ. ಇವೆಲ್ಲ ನೀವು ನಿಮ್ಮ ಪ್ರಭುವಿನ ಅನುಗ್ರಹವನ್ನು ಅರಸಲಿಕ್ಕೂ ಅವನಿಗೆ ಕೃತಜ್ಞರಾಗಲಿಕ್ಕೂ ಆಗಿರುತ್ತದೆ.

وَهُوَ الَّذِي سَخَّرَ الْبَحْرَ لِتَأْكُلُوا مِنْهُ
لَحْمًا طَرِيًّا وَتَسْتَخْرِجُوا مِنْهُ حِلْيَةً
تَلْبَسُونَهَا وَتَرَى الْفُلَ مَوَاجِرَ فِيهِ
وَلِتَبْتَغُوا مِنْ قُضَائِهِمْ وَلَعَلَّكُمْ تَشْكُرُونَ ﴿١٤﴾

15. ಭೂಮಿಯು ನಿಮ್ಮನ್ನೆತ್ತಿಕೊಂಡು ಅಲುಗಾಡದಂತೆ ಅವನು ಭೂಮಿಯಲ್ಲಿ ಪರ್ವತಗಳನ್ನು ನಾಟಿ ಬಿಟ್ಟಿರುತ್ತಾನೆ. ನೀವು ದಾರಿಗಾಣಲಿಕ್ಕೂ ಅವನು ನದಿಗಳನ್ನು ಹರಿಸಿದನು ಮತ್ತು ಸ್ವಾಭಾವಿಕವಾದ ಮಾರ್ಗಗಳನ್ನು ಮಾಡಿದನು.

وَأَلْقَى فِي الْأَرْضِ رَوَاسِيَ أَنْ تَمِيدَ
بِكُمْ وَانْهَرًا وَسُبُلًا لَعَلَّكُمْ تَهْتَدُونَ ﴿١٥﴾

16. ಅವನು ಭೂಮಿಯಲ್ಲಿ ಮಾರ್ಗಗಳನ್ನು ತೋರಿಸುವ ಕುರುಹುಗಳನ್ನಿರಿಸಿದನು ಮತ್ತು ಜನರು ನಕ್ಷತ್ರಗಳಿಂದಲೂ ದಾರಿಗಾಣುತ್ತಾರೆ.

وَعَلَّمَتْهُمُ الْبُرُجُ وَالنَّجْمُ هُمْ يَهْتَدُونَ ﴿١٦﴾

17. ಹೀಗಿರುವಾಗ ಸೃಷ್ಟಿಸುವಾತನೂ ಏನನ್ನೂ ಸೃಷ್ಟಿಸದವರೂ ಸಮಾನರೇ? ನೀವೇನು ವಿವೇಚಿಸುವುದಿಲ್ಲವೇ?

أَفَسَنَ يَخْلُقُ كَمَنْ لَا يَخْلُقُ أَفَلَا
تَذَكَّرُونَ ﴿١٧﴾

5. ಅರ್ಥಾತ್- ಸಿಂಧುವಾದ ಮಾರ್ಗದಿಂದ ನಿಮ್ಮ ಜೀವನಾಧಾರವನ್ನು ಪಡೆಯಲು ಪ್ರಯತ್ನಿಸಿರಿ.

18. ನೀವು ಅಲ್ಲಾಹನ ಅನುಗ್ರಹಗಳನ್ನು ಎಣಿಕೆ ಮಾಡಲಿಚ್ಛಿಸಿದರೂ ಎಣಿಕೆ ಮಾಡಲಾರಿರಿ. ವಾಸ್ತವದಲ್ಲಿ ಅವನು ಮಹಾ ಕ್ಷಮಾ ಶೀಲನೂ ಕರುಣಾನಿಧಿಯೂ ಆಗಿರುತ್ತಾನೆ. وَرَأَى تَعَدُّوا نِعْمَةَ اللَّهِ لَا تُحْصَوْنَهَا
إِنَّ اللَّهَ لَغَفُورٌ رَحِيمٌ ﴿١٨﴾
19. ವಸ್ತುತಃ ನೀವು ಬಹಿರಂಗಗೊಳಿಸುವುದನ್ನೂ ಮುಚ್ಚಿಡುವುದನ್ನೂ ಅಲ್ಲಾಹನು ಬಲ್ಲವನಾಗಿರುತ್ತಾನೆ. وَاللَّهُ يَعْلَمُ مَا تُسْرُونَ وَمَا تَعْلَمُونَ ﴿١٩﴾
20. ಇವರು ಅಲ್ಲಾಹನನ್ನು ಬಿಟ್ಟು ಇತರ ಯಾರನ್ನು ಕೂಗಿ ಪ್ರಾರ್ಥಿಸುತ್ತಿರುವರೋ ಅವರು ಯಾವುದೇ ವಸ್ತುವಿನ ಸೃಷ್ಟಿ ಕರ್ತರಲ್ಲ. ನಿಜವಾಗಿ ಅವರು ಸ್ವತಃ ಸೃಷ್ಟಿಗಳು. وَالَّذِينَ يَدْعُونَ مِنْ دُونِ اللَّهِ لَا يَخْلُقُونَ شَيْئًا وَهُمْ يُخْلَقُونَ ﴿٢٠﴾
21. ಅವರು ನಿರ್ಜೀವಿಗಳು, ಸಜೀವಿಗಳಲ್ಲ. ಅವರನ್ನು ಯಾವಾಗ (ಪುನಃ ಜೀವಂತಗೊಳಿಸಿ) ಎಬ್ಬಿಸಲಾಗುವುದೆಂದು ಅವರಿಗೆ ತಿಳಿದಿರುವುದಿಲ್ಲ.⁶ أَمْوَاتٌ غَيْرُ أَحْيَاءٍ وَمَا يَشْعُرُونَ
أَيَّانَ يُبْعَثُونَ ﴿٢١﴾
22. ನಿಮ್ಮ ಆರಾಧ್ಯನು ಕೇವಲ ಏಕ ಆರಾಧ್ಯನು. ಆದರೆ ಪರಲೋಕದ ಮೇಲೆ ವಿಶ್ವಾಸ ವಿರಿಸದವರ ಹೃದಯಗಳಲ್ಲಿ ನಿರಾಕರಣೆಯು ನೆಲೆನಿಂತು ಬಿಟ್ಟಿದೆ ಮತ್ತು ಅವರು ಗರ್ವಿಷ್ಠರಾಗಿದ್ದಾರೆ. إِلَهُكُمْ إِلَهٌ وَاحِدٌ قَالِ الَّذِينَ لَا يُؤْمِنُونَ
بِالْآخِرَةِ قُلُوبُهُمْ مُنْكَرَةٌ وَهُمْ
مُسْتَكْبِرُونَ ﴿٢٢﴾
23. ನಿಶ್ಚಯವಾಗಿಯೂ ಅಲ್ಲಾಹನು ಇವರು ಮುಚ್ಚಿಡುವ ಮತ್ತು ಬಹಿರಂಗಗೊಳಿಸುವ ಸರ್ವ ಕರ್ಮಗಳನ್ನು ಅರಿಯುತ್ತಾನೆ. ಅಹಂಭಾವದಲ್ಲಿ ಸಿಲುಕಿರುವವರನ್ನು ಖಂಡಿತವಾಗಿಯೂ ಅಲ್ಲಾಹನು ಮೆಚ್ಚುವುದಿಲ್ಲ. لَا جَرَمَ أَنَّ اللَّهَ يَعْلَمُ مَا يُسْرُونَ وَمَا
يُعْلِنُونَ ﴿٢٣﴾ إِنَّهُ لَا يُحِبُّ الْمُسْتَكْبِرِينَ ﴿٢٣﴾
24. ನಿಮ್ಮ ಪ್ರಭು ಅವತೀರ್ಣಗೊಳಿಸಿರುವುದು ಏನನ್ನು ಎಂದು ಅವರೊಡನೆ ಯಾರಾದರೂ ಕೇಳಿದರೆ,⁷ "ಅದೆಲ್ಲಾ ಹಿಂದಿನ ಕಾಲದ ಹಳಸಲು ಕತೆಗಳು" ಎಂದು ಇವರು ಹೇಳುತ್ತಾರೆ- وَإِذَا قِيلَ لَهُمْ مَاذَا أُنزِلَ رَبُّكُمْ
قَالُوا أَسَاطِيرُ الْأَوَّلِينَ ﴿٢٤﴾
25. ಪುನರುತ್ಥಾನ ದಿನದಂದು ತಮ್ಮ ಪೂರ್ಣ ಹೊರೆಯನ್ನು ಹೊರಲಿಕ್ಕಾಗಿಯೂ ಅದರೊಂದಿಗೇ ಅಜ್ಞಾನದಿಂದಾಗಿ ಇವರು لِيُحْمَلُوا أَوْزَارَهُمْ كَامِلَةً يَوْمَ الْقِيَامَةِ
وَمِنْ أَوْزَارِ الَّذِينَ يُضِلُّونَهُمْ بِغَيْرِ

6. ಇಲ್ಲಿ ಪ್ರಸ್ತಾವಿಸಲಾಗಿರುವ ಸ್ವಯಂಕೃತ ಆರಾಧ್ಯರುಗಳು ಮೃತಪಟ್ಟ ಮನವರಾಗಿದ್ದಾರೆ ಎಂದು ಈ ಪದಗಳಿಂದ ಸ್ಪಷ್ಟವಾಗುತ್ತದೆ. ಏಕೆಂದರೆ ದೇವಚರರು ಜೀವಂತವಿದ್ದಾರೆ ಅವರು ಮೃತಪಟ್ಟಿಲ್ಲ. ಇನ್ನು ಮರ ಹಾಗೂ ಶಿಲೆಗಳ ಮೂಲಕ ಮಾಡಲ್ಪಟ್ಟ ವಿಗ್ರಹಗಳು ಮತ್ತೆ ಜೀವಂತಗೊಳಿಸಿ ಎಬ್ಬಿಸಲ್ಪಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ.
7. ಅರೇಬಿಯಾದಲ್ಲಿ ಪ್ರವಾದಿವರ್ಯರ(ಸ) ಬಗ್ಗೆ ಚರ್ಚೆಗಳು ನಡೆಯುತ್ತಿದ್ದಾಗ ಹೊರಗಿನ ಜನರು ಮಕ್ಕಾದ ಜನರೊಡನೆ ಪ್ರವಾದಿಯ ಮತ್ತು ಕುರ್ಆನಿನ ಕುರಿತು ಪ್ರಶ್ನೆಗಳನ್ನು ಕೇಳುತ್ತಿದ್ದರು.

ಯಾರನ್ನು ಪಥಭ್ರಷ್ಟಗೊಳಿಸಿರುತ್ತಾರೋ ಅವರ ಒಂದಿಷ್ಟು ಹೊರೆಯನ್ನೂ ಶೇಖರಿಸಿಕೊಳ್ಳಲಿಕ್ಕಾಗಿಯೂ ಇವರು ಹೀಗೆ ಹೇಳುತ್ತಾರೆ. ನೋಡಿರಿ, ಇವರು ಅದೆಂತಹ ಕಠಿಣ ಹೊರೆಯನ್ನು ತಮ್ಮ ಮೇಲೆ ಹೇರಿಕೊಳ್ಳುತ್ತಿದ್ದಾರೆ.

عَلِمُ إِلَّا سَاءَ مَا يَزُرُونَ ﴿٥٦﴾

26. ಇವರಿಗಿಂತ ಮುಂಚೆಯೂ ಅನೇಕರು (ಸತ್ಯವನ್ನು ಹಿನ್ನೆಸೆದ ಲಿಕ್ಕಾಗಿ) ಇದೇ ರೀತಿಯ ಕುತಂತ್ರಗಳನ್ನು ಮಾಡಿರುತ್ತಾರೆ. ಆದರೆ ಅಲ್ಲಾಹನು ಅವರ ಕುತಂತ್ರದ ಕಟ್ಟಡವನ್ನು ಬುಡದಿಂದಲೇ ಕಿತ್ತೆಸೆದನು ಮತ್ತು ಮೇಲಿಂದ ಅದರ ಮಾಡು ಅವರ ತಲೆಯ ಮೇಲೆಯೇ ಮಗುಚಿ ಬಿತ್ತು. ಅವರು ನಿರೀಕ್ಷಿಸಿಯೂ ಇರದಂತಹ ದಿಕ್ಕಿನಿಂದ ಅವರ ಮೇಲೆ ಯಾತನೆ ಎರಗಿತು.

قَدْ مَكَرَ الَّذِينَ مِنْ قَبْلِهِمْ فَأَتَى اللَّهُ بُنْيَانَهُمْ مِنَ الْقَوَاعِدِ فَخَرَّ عَلَيْهِمُ السَّقْفُ مِنْ فَوَقِهِمْ وَآتَاهُمُ الْعَذَابُ مِنْ حَيْثُ لَا يَشْعُرُونَ ﴿٥٦﴾

27. ಮುಂದೆ ಪುನರುತ್ಥಾನ ದಿನದಂದು ಅಲ್ಲಾಹನು ಅವರನ್ನು ಅಪಮಾನಗೊಳಿಸುವನು ಮತ್ತು ಅವರೊಡನೆ, "ನನ್ನ ಯಾವ ಸಹಭಾಗಿಗಳಿಗೋಸ್ಕರ ನೀವು (ಸತ್ಯಸಂಧರೊಡನೆ) ಜಗಳವಾಡುತ್ತಿದ್ದಿರೋ ಅವರಿಗೆ ಎಲ್ಲಿದ್ದಾರೆ?" ಎಂದು ಕೇಳುವನು. ಭೂಲೋಕದಲ್ಲಿ ಜ್ಞಾನ ಪ್ರಾಪ್ತವಾಗಿದ್ದವರು, "ಇಂದು ನಿಶ್ಚಯವಾಗಿಯೂ ಸತ್ಯನಿಷೇಧಿಗಳಿಗೆ ಅಪಮಾನವೂ ದುರ್ದಶೆಯೂ ಇದೆ" ಎನ್ನುವರು.

ثُمَّ يَوْمَ الْقِيَامَةِ يُخْزِبُهُمْ وَيَقُولُ بَيْنَ شُرَكَائِي الَّذِينَ كُنْتُمْ تُشَاقِقُونَ فِيهِمْ قَالِ الَّذِينَ أُوْتُوا الْعِلْمَ إِنَّ الْخِزْيَ الْيَوْمَ وَالسُّوءَ عَلَى الْكَافِرِينَ ﴿٥٧﴾

28. ಅಹುದು, ಈ ಸತ್ಯನಿಷೇಧಿಗಳು ತಮ್ಮ ಮೇಲೆ ತಾವೇ ಅಕ್ರಮವೆಸಗುತ್ತಿರುವ ವೇಳೆ ದೇವಚರರ ಕೈಯಲ್ಲಿ ಸೆರೆಸಿಕ್ಕಿದಾಗ (ಹಟಮಾರಿತನವನ್ನು ಬಿಟ್ಟು) ತಕ್ಷಣ ಶರಣು ಹೋಗುತ್ತಾರೆ ಮತ್ತು "ನಾವೇನೂ ದುಷ್ಕರ್ಮವೆಸಗುತ್ತಿರಲಿಲ್ಲ" ಎಂದು ಹೇಳುತ್ತಾರೆ. ಆಗ ದೇವಚರರು, "ಏಕಿಲ್ಲ? ಅಲ್ಲಾಹನು ನೀವು ಮಾಡುತ್ತಿದ್ದ ನಿಮ್ಮ ದುಷ್ಕರ್ಮಗಳನ್ನು ಚೆನ್ನಾಗಿ ಬಲ್ಲವನಾಗಿರುತ್ತಾನೆ.

الَّذِينَ تَتَوَفَّيهِمُ الْمَلَائِكَةُ ظَالِمِي أَنْفُسِهِمْ قَالُوا السَّلَامَ مَا كُنَّا نَعْمَلُ مِنْ سُوءٍ بَلَى إِنَّ اللَّهَ عَلِيمٌ بِمَا كُنْتُمْ تَعْمَلُونَ ﴿٥٨﴾

29. ಈಗ ನರಕ ದ್ವಾರಗಳೊಳಗೆ ನುಗ್ಗಿರಿ. ನಿಮಗೆ ಸದಾ ಇಲ್ಲೇ ಇರಬೇಕಾಗಿದೆ" ಎಂದು ಉತ್ತರ ಕೊಡುವರು. ಒಟ್ಟಿನಲ್ಲಿ ಅಹಂಕಾರಿಗಳ ವಾಸಸ್ಥಾನವು ಅತ್ಯಂತ ನಿಕೃಷ್ಟವಾಗಿದೆ.

فَادْخُلُوا أَبْوَابَ جَهَنَّمَ خَالِدِينَ فِيهَا فَلَيْسَ مَثْوًى الْمُتَكَبِّرِينَ ﴿٥٩﴾

30. ನಿಮ್ಮ ಪ್ರಭುವಿನ ಕಡೆಯಿಂದ ಅವತೀರ್ಣಗೊಂಡಿರುವುದೇನೆಂದು ದೇವಭಯವುಳ್ಳವರೊಡನೆ ಕೇಳುವಾಗ ಅವರು, "ಅತ್ಯುತ್ತಮವಾದುದು ಅವತೀರ್ಣಗೊಂಡಿದೆ" ಎಂದು ಉತ್ತರ ಕೊಡುತ್ತಾರೆ. ಇಂತಹ ಸಜ್ಜನರಿಗೆ ಇಹಲೋಕದಲ್ಲೂ ಒಳಿತಿದೆ ಮತ್ತು ಪರಲೋಕ

وَقِيلَ لِلَّذِينَ اتَّقَوْا مَاذَا أَنْزَلَ رَبُّكُمْ قَالُوا خَيْرًا لِلَّذِينَ أَحْسَنُوا فِي هَذِهِ الدُّنْيَا حَسَنَةٌ وَالَّذِينَ كَانُوا فِي الْأُخْرَى خَيْرًا

- ಗೃಹವಂತು ಅವರ ಮಟ್ಟಿಗೆ ಅತ್ಯುತ್ತಮವೇ ಆಗಿದೆ. 'ಧರ್ಮನಿಷ್ಠ'ರ ಭವನ ಬಹಳ ಚೆನ್ನಾಗಿದೆ.
31. ಶಾಶ್ವತ ನಿವಾಸದ ಸ್ವರ್ಗೋದ್ಯಾನಗಳು. ಅವುಗಳಲ್ಲಿ ಅವರು ಪ್ರವೇಶಿಸುವರು. ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು. ಅಲ್ಲಿ ಎಲ್ಲವೂ ಅವರ ಇಚ್ಛೆಯ ಪ್ರಕಾರವಿರುವುದು. ಅಲ್ಲಾಹನು 'ಧರ್ಮನಿಷ್ಠ'ರಿಗೆ ಈ ಪ್ರತಿಫಲ ಕೊಡುತ್ತಾನೆ.
32. ದೇವಚರರು ಆ 'ಧರ್ಮನಿಷ್ಠರು'ಗಳ ಪ್ರಾಣಗಳನ್ನು ಪಾವನಾವಸ್ಥೆಯಲ್ಲಿ ವಶಪಡಿಸಿ ಕೊಳ್ಳುವಾಗ, "ನಿಮ್ಮ ಮೇಲೆ ಶಾಂತಿ ಇರಲಿ. ನಿಮ್ಮ ಕರ್ಮಗಳ ಪ್ರತಿಫಲವಾಗಿ ಸ್ವರ್ಗದೊಳಗೆ ಪ್ರವೇಶಿಸಿರಿ" ಎನ್ನುವರು.
33. ಓ ಪೈಗಂಬರರೇ, ಇನ್ನು ದೇವಚರರೇ ಬರಬೇಕು ಅಥವಾ ನಿಮ್ಮ ಪ್ರಭುವಿನ ತೀರ್ಮಾನವೇ ಬರಬೇಕೆಂದು ಇವರು ನಿರೀಕ್ಷಿಸುತ್ತಿರುವರೇ? ಇಂತಹ ಹಟಮಾರಿತನವನ್ನು ಇವರಿಗಿಂತ ಮುಂಚೆ ಅನೇಕರು ತೋರಿದ್ದಾರೆ. ಆಗ ಅವರ ಮೇಲೆ ಸಂಭವಿಸಿದುದು ಅವರ ಮೇಲೆ ಅಲ್ಲಾಹನ ಅಕ್ರಮವಾಗಿರಲಿಲ್ಲ. ವಾಸ್ತವದಲ್ಲಿ ಅವರು ತಾವೇ ತಮ್ಮ ಮೇಲೆ ಮಾಡಿಕೊಂಡಿದ್ದ ಅವರ ಸ್ವಂತ ಅಕ್ರಮವಾಗಿತ್ತು.
34. ಅವರ ದುಷ್ಕರ್ಮಗಳ ದುಷ್ಕರಿಣಾಮಗಳು ಕೊನೆಗೆ ಅವರನ್ನೇ ಪೀಡಿಸಿದುವು ಮತ್ತು ಅವರು ಯಾವುದನ್ನು ಅಪಹಾಸ್ಯ ಮಾಡುತ್ತಿದ್ದರೋ ಅದೇ ಅವರನ್ನು ಅಕ್ರಮಿಸಿಬಿಟ್ಟಿತು.
35. "ಅಲ್ಲಾಹನು ಇಚ್ಛಿಸುತ್ತಿದ್ದರೆ ನಾವಾಗಲಿ ನಮ್ಮ ಹಿರಿಯರಾಗಲಿ ಅವನ ಹೊರತು ಇತರರನ್ನು ಪೂಜಿಸುತ್ತಿರಲಿಲ್ಲ ಮತ್ತು ಅವನ ಅಪ್ಪಣೆಯ ವಿನಾ ಯಾವುದನ್ನೂ 'ನಿಷಿದ್ಧ' ಗೊಳಿಸುತ್ತಿರಲಿಲ್ಲ" ಎಂದು ಬಹುದೇವ ವಿಶ್ವಾಸಿಗಳು ಹೇಳುತ್ತಾರೆ. ಇಂತಹ ನೆಪಗಳನ್ನೇ ಇವರಿಗಿಂತ ಮುಂಚಿನವರೂ ಒಡ್ಡುತ್ತಿದ್ದರು. ವಿಷಯಗಳನ್ನು ಸುಸ್ಪಷ್ಟವಾಗಿ ತಲುಪಿಸುವ ಹೊರತು ಬೇರಾವ ಹೊಣೆಗಾರಿಕೆಯಾದರೂ ಸಂದೇಶವಾಹಕರ ಮೇಲೆ ಇದೆಯೇ?
36. ನಾವು ಪ್ರತಿಯೊಂದು ಸಮುದಾಯದಲ್ಲಿ ಓರ್ವ ಸಂದೇಶ ವಾಹಕನನ್ನು ಕಳುಹಿಸಿದವು ಮತ್ತು "ಅಲ್ಲಾಹನ ದಾಸ್ಯ-ಆರಾಧನೆ
- وَكَانَ دَارِ الْمُتَّقِينَ ﴿٣٠﴾
- جَنَّتْ عَدْنٍ يَدْخُلُونَهَا تَجْرِي مِنْ تَحْتِهَا الْأَنْهَارُ لَهُمْ فِيهَا مَا يَشَاءُونَ كَذَلِكَ يَجْزِي اللَّهُ الْمُتَّقِينَ ﴿٣١﴾
- الَّذِينَ تَتَوَفَّوهُمُ الْمَلَائِكَةُ طَيِّبِينَ يَقُولُونَ سَلَامٌ عَلَيْكُمْ ادْخُلُوا الْجَنَّاتِ بِمَا كُنْتُمْ تَعْمَلُونَ ﴿٣٢﴾
- هَلْ يَنْظُرُونَ إِلَّا أَنْ تَأْتِيَهُمُ الْمَلَائِكَةُ أَوْ يَأْتِيَ أَمْرٌ رَبِّكَ كَذَلِكَ فَعَلَ الَّذِينَ مِنْ قَبْلِهِمْ وَمَا ظَلَمَهُمُ اللَّهُ وَلَكِنْ كَانُوا أَنْفُسَهُمْ يَظْلِمُونَ ﴿٣٣﴾
- فَأَصَابَهُمْ سَيِّئَاتُ مَا عَمِلُوا وَحَاقَ بِهِمْ مَا كَانُوا بِهِ يَسْتَهْزِئُونَ ﴿٣٤﴾
- وَقَالَ الَّذِينَ أَشْرَكُوا لَوْ شَاءَ اللَّهُ مَا عَبَدْنَا مِنْ دُونِهِ مِنْ شَيْءٍ نَحْنُ وَلَا آبَاؤُنَا وَلَا حَرَمْنَا مِنْ دُونِهِ مِنْ شَيْءٍ كَذَلِكَ فَعَلَ الَّذِينَ مِنْ قَبْلِهِمْ فَهَلْ عَلَى الرَّسُولِ إِلَّا الْبَلَاغُ الْمُبِينُ ﴿٣٥﴾
- وَلَقَدْ بَعَثْنَا فِي كُلِّ أُمَّةٍ رَسُولًا أَنْ اعْبُدُوا اللَّهَ وَاجْتَنِبُوا الطَّاغُوتَ فَمِنْهُمْ

ಮಾಡಿರಿ ಮತ್ತು 'ತಾಗೂತ್'ನ ಆರಾಧನೆಯಿಂದ ದೂರವಿರಿ" ಎಂದು ಅವರ ಮುಖಾಂತರ ಎಚ್ಚರಿಕೆ ನೀಡಿದೆವು. ಅನಂತರ ಅಲ್ಲಾಹನು ಕೆಲವರಿಗೆ ಸನ್ಮಾರ್ಗದರ್ಶನ ಮಾಡಿದನು ಮತ್ತು ಇನ್ನು ಕೆಲವರ ಮೇಲೆ ಪಥಭ್ರಷ್ಟತೆ ಹೇರಲ್ಪಟ್ಟಿತು. ಹೀಗೆ ಸುಳ್ಳಾಗಿಸುವವರ ಅಂತಿಮ ಪರಿಣಾಮವೇನಾಗಿದೆಯೆಂದು ಭೂಮಿಯ ಮೇಲೆ ಸಂಚರಿಸಿ ನೋಡಿಕೊಳ್ಳಿರಿ.

37. ಓ ಪೈಗಂಬರರೇ, ನೀವು ಅವರ ಸನ್ಮಾರ್ಗದರ್ಶನಕ್ಕಾಗಿ ಎಷ್ಟು ಅತ್ಯಾಕಾಂಕ್ಷಿಯಾಗಿದ್ದರೂ ಅಲ್ಲಾಹನು ಯಾರನ್ನು ಪಥಭ್ರಷ್ಟ ಗೊಳಿಸುತ್ತಾನೋ ಅವನಿಗೆ ಸನ್ಮಾರ್ಗದರ್ಶನ ಮಾಡುವುದಿಲ್ಲ. ಇಂತಹವರಿಗೆ ಯಾರೂ ಸಹಾಯ ಮಾಡಲಾರರು.

38. ಸತ್ತವನನ್ನು ಅಲ್ಲಾಹನು ಪುನರುತ್ಥಾನಗೊಳಿಸಲಾರನೆಂದು ಇವರು ದೃಢವಾಗಿ ಅಲ್ಲಾಹನಾಣೆ ಹಾಕಿ ಹೇಳುತ್ತಾರೆ. ಉತ್ಥಾನಗೊಳಿಸನೇಕೆ? ಇದೊಂದು ವಾಗ್ಧಾನ. ಇದನ್ನು ಪೂರ್ಣಗೊಳಿಸುವುದನ್ನು ಅವನು ತನ್ನ ಮೇಲೆ ನಿರ್ಬಂಧಗೊಳಿಸಿಕೊಂಡಿರುತ್ತಾನೆ. ಆದರೆ ಹೆಚ್ಚಿನವರು ಅರಿಯುವುದಿಲ್ಲ.

39. ಯಾವ ಪರಮಾರ್ಥದ ಬಗ್ಗೆ ಇವರು ಭಿನ್ನಾಭಿಪ್ರಾಯವುಳ್ಳವರಾಗಿರುವರೋ ಅದನ್ನು ಅಲ್ಲಾಹನು ಇವರ ಮುಂದೆ ಪ್ರಕಟಗೊಳಿಸಲಿಕ್ಕಾಗಿ ಮತ್ತು ಸತ್ಯನಿಷೇಧಿಗಳಿಗೆ ತಾವು ಸುಳ್ಳುಗಾರರೆಂದು ಅರಿಯುವಂತಾಗಲಿಕ್ಕಾಗಿ ಹೀಗಾಗಬೇಕಾದುದು ಅಗತ್ಯ.

40. (ಇನ್ನು ಅದರ ಸಾಧ್ಯತೆಯ ಕುರಿತು) ನಾವು ಯಾವುದನ್ನಾದರೂ ಅಸ್ತಿತ್ವಕ್ಕೆ ತರಬೇಕೆಂದಾದರೆ ಹೆಚ್ಚೇನೂ ಮಾಡಬೇಕಾಗಿ ಬರುವುದಿಲ್ಲ, 'ಆಗು' ಎಂದು ಅಪ್ಪಣೆ ಕೊಟ್ಟರಾಯಿತು. ಅದು ಆಗಿ ಬಿಡುತ್ತದೆ.

41. ಮರ್ದನ ಸಹಿಸಿದ ತರುವಾಯ ಅಲ್ಲಾಹನಿಗಾಗಿ ಹಿಜ್ರತ್(ವಲಸೆ) ಮಾಡಿದವರಿಗೆ ನಾವು ಇಹದಲ್ಲೇ ಉತ್ತಮ ವಾಸಸ್ಥಾನ ನೀಡುವೆವು ಮತ್ತು ಪರಲೋಕದ ಪ್ರತಿಫಲವಂತು ಅತ್ಯಂತ ಹಿರಿದಾಗಿದೆ.* ಅದೆಷ್ಟು ಶ್ರೇಷ್ಠವಾದ ಪ್ರತಿಫಲವು ಅವರನ್ನು ಕಾದಿದೆ ಎಂಬುದನ್ನು ಅವರು ಅರಿತು ಕೊಂಡಿದ್ದರೆ!

8. ಇದು ಸತ್ಯನಿಷೇಧಿಗಳ ಸಹಿಸಲಸಾಧ್ಯವಾದ ಅಕ್ರಮಗಳಿಂದ ಬೇಸತ್ತು ಇಧಿಯೋಪಿಯಾದ ಕಡೆಗೆ ವಲಸೆ ಹೋದ ವಲಸಿಗರ ಕಡೆಗಿರುವ ಸೂಚನೆ.

مَنْ هَدَى اللَّهُ وَمِنْهُمْ مَنْ حَقَّتْ عَلَيْهِ
الضَّلَالَةُ فَسَيَرُوا فِي الْأَرْضِ فَانظُرُوا
كَيْفَ كَانَ عَاقِبَةُ الْمُكَذِّبِينَ ﴿٣٧﴾

إِنْ تَحْرِضْ عَلَىٰ هُدَاهُمْ فَإِنَّ اللَّهَ
يَهْدِي مَنْ يُضِلُّ وَمَا لَهُمْ مِنْ نَاصِرِينَ ﴿٣٨﴾

وَأَسْأَلُ بِاللَّهِ جَهْدَ أَيِّمَانِهِمُ لَأَ
يَبْعَثَ اللَّهُ مِنْ تِيمُوثَ بَلَىٰ وَعَدَا
عَلَيْهِ حَقًّا وَلَكِنَّ أَكْثَرَ النَّاسِ
لَا يَعْلَمُونَ ﴿٣٩﴾

لِيُبَيِّنَ لَهُمُ الَّذِي يُخْتَلِفُونَ فِيهِ
وَلِيَعْلَمَ الَّذِينَ كَفَرُوا أَهُمْ كَانُوا كَذِبِينَ ﴿٤٠﴾

إِنَّمَا قَوْلُنَا لِشَيْءٍ إِذَا أَرَدْنَاهُ أَنْ نَقُولَ
لَهُ كُنْ فَيَكُونُ ﴿٤١﴾

الَّذِينَ هَاجَرُوا فِي اللَّهِ مِنْ بَعْدِ
مَا ظَلَمُوا لَنُبَوِّئَهُمْ فِي الدُّنْيَا حَسَنَةً
وَلَآجِرًا الْآخِرَةَ أَكْبَرَ كَأَنَّوَالَّذِينَ يَعْلَمُونَ ﴿٤٢﴾

42. ತಾಳ್ಮೆ ವಹಿಸಿದ ಹಾಗೂ ತಮ್ಮ ಪ್ರಭುವಿನ ಭರವಸೆಯಲ್ಲಿ ಕಾರ್ಯವೆಸಗುತ್ತಿರುವ ಆ ಮರ್ದಿಂತರು. ﴿الَّذِينَ صَبَرُوا وَعَلَىٰ رَبِّهِمْ يَتَوَكَّلُونَ﴾
43. ಓ ಪೈಗಂಬರರೇ, ನಾವು ನಿಮಗಿಂತ ಮುಂಚೆಯೂ ಸಂದೇಶ ವಾಹಕರನ್ನು ಕಳುಹಿಸಿದಾಗಲೆಲ್ಲ ಪುರುಷರನ್ನೇ ಕಳುಹಿಸಿದ್ದೇವೆ. ನಾವು ಅವರಿಗೆ ನಮ್ಮ ಸಂದೇಶಗಳನ್ನು 'ದಿವ್ಯವಾಣಿ' ಮಾಡುತ್ತಿದ್ದೆವು. ನಿಮಗೆ ಗೊತ್ತಿಲ್ಲದಿದ್ದರೆ ವಿದ್ವಾಂಸರೊಡನೆ ವಿಚಾರಿಸಿರಿ. ﴿وَمَا أَرْسَلْنَا مِنْ قَبْلِكَ إِلَّا رِجَالًا نُوْحِي إِلَيْهِمْ فَسَلِّمْ أَوْ أَهْلَ الذِّكْرِ إِنْ كُنْتُمْ لَا تَعْلَمُونَ﴾
44. ಗತ ಸಂದೇಶವಾಹಕರಿಗೂ ನಾವು ಪ್ರತ್ಯಕ್ಷ ಪ್ರಮಾಣಗಳನ್ನೂ ಗ್ರಂಥಗಳನ್ನೂ ಕೊಟ್ಟು ಕಳುಹಿಸಿದ್ದೆವು ಮತ್ತು ಈಗ ಈ ಸ್ಮರಣವನ್ನು ನಿಮಗೆ ಅವತೀರ್ಣಗೊಳಿಸಿ, ನೀವು ಜನತೆಯ ಮುಂದೆ, ಅವರಿಗಾಗಿ ಅವತೀರ್ಣಗೊಳಿಸಲ್ಪಟ್ಟಿರುವ¹⁰ ಬೋಧನೆಯನ್ನು ವಿವರಿಸುವಂತೆಯೂ ಸ್ಪಷ್ಟೀಕರಿಸುವಂತೆಯೂ ಜನರು (ಸ್ವಯಂ) ವಿವೇಚಿಸುವಂತೆಯೂ ಮಾಡಿದೆವು. ﴿بِالْبَيِّنَاتِ وَالزُّبُرِ وَأَنْزَلْنَا إِلَيْكَ الذِّكْرَ لِتُبَيِّنَ لِلنَّاسِ مَا نُزِّلَ إِلَيْهِمْ وَلَعَلَّهُمْ يَتَفَكَّرُونَ﴾
45. (ಸಂದೇಶವಾಹಕರ ಕರೆಯನ್ನು ವಿರೋಧಿಸುವ ಕಾರ್ಯದಲ್ಲಿ) ಅತ್ಯಂತ ಹೀನರೀತಿಯ ಕುತಂತ್ರ ಹೂಡುವವರು, ಅಲ್ಲಾಹನು ಅವರನ್ನು ನೆಲವು ನುಂಗುವಂತೆ ಮಾಡಿ ಬಿಡುವನು ಅಥವಾ ಅವರು ನಿರೀಕ್ಷಿಸದಂತಹ ಕಡೆಯಿಂದ ಯಾತನೆಯನ್ನು ತಂದೆರಗಿಸುವನು- ﴿فَأَمِّنَ الَّذِينَ مَكَرُوا السَّيِّئَاتِ أَنْ يَحْسَفَ اللَّهُ بِهِمُ الْأَرْضَ أَوْ يَأْتِيَهُمُ الْعَذَابُ مِنْ حَيْثُ لَا يَشْعُرُونَ﴾
46. ಅಥವಾ ಅವರು ನಡೆದಾಡುವಾಗ ಹಠಾತ್ತನೆ ಹಿಡಿಯುವನು- ﴿أَوْ يَأْخُذَهُمْ فِي تَقْلِبِهِمْ فَمَا هُمْ بِمُعْجِزِينَ﴾
47. ಅಥವಾ ಅವರಿಗೆ ಬರಲಿರುವ ವಿಪತ್ತಿನ ಭೀತಿ ತಗಲಿದ್ದು ಅದರಿಂದ ತಪ್ಪಿಸಿಕೊಳ್ಳುವ ಚಿಂತೆಯಿಂದ ಜಾಗೃತರಾಗಿರುವ ಸ್ಥಿತಿಯಲ್ಲಿ ಅವರನ್ನು ಹಿಡಿಯುವನು ಎಂಬ ಬಗ್ಗೆ ನಿರ್ಭೀತರಾಗಿರುವರೇ? ಅವನು ಏನು ತಾನೆ ಮಾಡಲಿಚ್ಛಿಸಿದರೂ ಇವರು ಅವನನ್ನು ಸೋಲಿಸುವ ಶಕ್ತಿಯನ್ನು ಹೊಂದಿರುವುದಿಲ್ಲ. ವಾಸ್ತವದಲ್ಲಿ ನಿಮ್ಮ ಪ್ರಭು ಮಹಾ ವತ್ಸಲನೂ ಕರುಣಾನಿಧಿಯೂ ಆಗಿರುತ್ತಾನೆ. ﴿أَوْ يَأْخُذَهُمْ عَلَىٰ تَخَوُّبٍ فَإِنَّ رَبَّكُمْ لَرَءُوفٌ رَحِيمٌ﴾

9. ಅರ್ಥಾತ್- ಪ್ರವಾದಿಗಳು ಮಾನವರೇ ಆಗಿದ್ದರೂ ಅಥವಾ ಬೇರೇನಾದರೂ ಆಗಿದ್ದರೂ ಎಂಬ ಕುರಿತು ದಿವ್ಯಗ್ರಂಥಗಳ ಜ್ಞಾನ ಇರುವವರೊಡನೆ ಕೇಳಿರಿ.

10. ಅರ್ಥಾತ್- ಪ್ರವಾದಿವರ್ಯರು(ಸ) ತಮ್ಮ ಮಾತು ಕೃತಿಗಳ ಮೂಲಕ ಗ್ರಂಥದ ಬೋಧನೆ ಮತ್ತು ಆದೇಶಗಳ ವ್ಯಾಖ್ಯಾನ ಮತ್ತು ವಿಶದೀಕರಣ ಮಾಡಲಿಕ್ಕಾಗಿ ಅವರ ಮೇಲೆ ಗ್ರಂಥವನ್ನು ಅವತೀರ್ಣಗೊಳಿಸಲಾಗಿದೆ. ಇದರಿಂದ ಪ್ರವಾದಿಚರ್ಯೆಯೇ ಕುರ್ಆನಿನ ಅಧಿಕೃತ ಮತ್ತು ನಂಬಲರ್ಹ ವ್ಯಾಖ್ಯಾನವಾಗಿದೆಯೆಂದೂ ಸಾಬೀತಾಗುತ್ತದೆ.

48. ಅಲ್ಲಾಹನು ಸೃಷ್ಟಿಸಿರುವ ವಸ್ತುಗಳ ನೆರಳು ಎಡಕ್ಕೂ ಬಲಕ್ಕೂ ಬೀಳುತ್ತ ಅಲ್ಲಾಹನಿಗೆ ಎರಗುತ್ತಿರುವುದನ್ನು ಇವರು ನೋಡುವುದಿಲ್ಲವೇ? ¹¹ ಹೀಗೆ ಎಲ್ಲವೂ ತಮ್ಮ ದೀನಭಾವವನ್ನು ಪ್ರಕಟಿಸುತ್ತವೆ.

أَوَلَمْ يَرَوْا إِلَىٰ مَا خَلَقَ اللَّهُ مِنْ شَيْءٍ
يَتَفَقَّهُوْا ظِلُّهُ عَنِ الْيَمِينِ وَالشَّمَالِ
سُجَّدًا لِلَّهِ وَهُمْ دَاخِرُونَ ﴿٤٨﴾

49. ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಎಷ್ಟು ಸಜೀವಿ ಸೃಷ್ಟಿಗಳಿವೆಯೋ ಎಷ್ಟು ದೇವಚರರಿರುವರೋ ಸಕಲವೂ ಅಲ್ಲಾಹನ ಮುಂದೆ ಸಾಷ್ಟಾಂಗವೆರಗುತ್ತವೆ. ಅವು ಎಷ್ಟಕ್ಕೂ ಅಹಂಭಾವ ತೋರುವುದಿಲ್ಲ.

وَاللَّهُ يَسْجُدُ مَا فِي السَّمَوَاتِ وَمَا فِي
الْأَرْضِ مِنْ دَابَّةٍ وَالْمَلَائِكَةُ وَهُمْ
لَا يَسْتَكْبِرُونَ ﴿٤٩﴾

50. ತಮ್ಮ ಮೇಲಿರುವ ತಮ್ಮ ಪ್ರಭುವನ್ನು ಅವರು ಭಯಪಡುತ್ತಾರೆ ಮತ್ತು ಕೊಟ್ಟ ಅಪ್ಪಣೆ ಪ್ರಕಾರವೇ ಕಾರ್ಯವೆಸಗುತ್ತಾರೆ.

يَخَافُونَ رَبَّهُمْ مِنْ فَوْقِهِمْ وَيَفْعَلُونَ
مَا يُؤْمَرُونَ ﴿٥٠﴾

51. ಇಬ್ಬರು ಆರಾಧ್ಯರನ್ನು ಮಾಡಿಕೊಳ್ಳಬೇಡಿ ¹² ಆರಾಧ್ಯನಂತು ಒಬ್ಬನೇ. ಆದುದರಿಂದ ನನ್ನನ್ನು ಮಾತ್ರ ಭಯಪಡಿರಿ ಎಂದು ಅಲ್ಲಾಹನು ಆಜ್ಞಾಪಿಸುತ್ತಾನೆ.

وَقَالَ اللَّهُ لَا تَتَّخِذُوا إِلَهَيْنِ اثْنَيْنِ
إِنَّمَا هُوَ إِلَهٌُ وَاحِدٌ فَإِلَٰهِي فَارْهَبُونِ ﴿٥١﴾

52. ಆಕಾಶಗಳಲ್ಲೂ ಭೂಮಿಯಲ್ಲೂ ಇರುವ ಸಕಲವೂ ಅವನದೇ. ಅವನ ಧರ್ಮವೇ (ಇಡೀ ವಿಶ್ವದಲ್ಲಿ) ಸಂಪೂರ್ಣವಾಗಿ ಜಾರಿಯಲ್ಲಿದೆ. ¹³ ಹೀಗಿರುತ್ತ ನೀವು ಅಲ್ಲಾಹನನ್ನು ಬಿಟ್ಟು ಇನ್ನಾರನ್ನೂ ದರೂ ಭಯಪಡುವಿರಾ?

وَلَهُ مَا فِي السَّمَوَاتِ وَالْأَرْضِ وَلَهُ
الْدِّينُ وَإِصْبَاطُ أَعْيُنِ اللَّهِ تَتَّقُونَ ﴿٥٢﴾

53. ನಿಮಗೆ ಒದಗಿರುವ ಎಲ್ಲ 'ಭವ್ಯ ಕೊಡುಗೆ'ಗಳು ಅಲ್ಲಾಹನ ಕಡೆಯಿಂದಲೇ ಆಗಿರುತ್ತವೆ. ನಿಮಗೆ ಹಾನಿ ತಟ್ಟಿದಾಗ ನೀವು ಅವನೊಡನೆಯೇ ಮೊರೆಯಿಡುತ್ತೀರಿ.

وَمَا بِكُمْ مِنْ نِعْمَةٍ فَمِنَ اللَّهِ ثُمَّ إِذَا
مَسَّكُمُ الضُّرُّ فَإِلَيْهِ تَجْرُونَ ﴿٥٣﴾

54. ಆದರೆ ಅಲ್ಲಾಹನು ಆ ಸಂಕಷ್ಟವನ್ನು ನೀಗಿಸಿದಾಗ ತಟ್ಟನೆ ನಿಮ್ಮ ಲೊಂದು ವಿಭಾಗ ತನ್ನ ಪ್ರಭುವಿನೊಂದಿಗೆ ಇತರರನ್ನು (ಆ ಅನುಗ್ರಹದ ಕೃತಜ್ಞತೆಗಾಗಿ) ಸಹಭಾಗಿಗಳನ್ನಾಗಿ ಮಾಡ ತೊಡಗುತ್ತದೆ,

ثُمَّ إِذَا كُشِفَ الضُّرُّ عَنْكُمْ إِذَا فَرِحْتُمْ
مِنْكُمْ بِرَبِّهِمْ يُشْرِكُونَ ﴿٥٤﴾

11. ಅರ್ಥಾತ್- ಕಾಯವನ್ನು ಹೊಂದಿರುವ ಪ್ರತಿಯೊಂದು ವಸ್ತುವಿನ ನೆರಳು-ಪರ್ವತಗಳು, ವೃಕ್ಷಗಳು, ಪ್ರಾಣಿಗಳು ಮತ್ತು ಮನುಷ್ಯರಲ್ಲರೂ ಒಂದು ಸರ್ವವ್ಯಾಪಕವಾದ ನಿಯಮಕ್ಕೆ ಅಧೀನವಾಗಿವೆ ಎಂಬುದನ್ನು ಸೂಚಿಸುತ್ತದೆ. ಎಲ್ಲದರ ಹಣೆಯಲ್ಲೂ ದಾಸ್ಯದ ಚುಕ್ಕೆಯಿದೆ. ದೇವತ್ವದಲ್ಲಿ ಯಾರಿಗೂ ಕಿಂಚಿತ್ತೂ ಪಾಲಿಲ್ಲ. ನೆರಳು ಬೀಳುವುದು ಅದು ಭೌತಿಕ ವಸ್ತುವಾಗಿದೆ ಎಂಬುದರ ಸೂಚನೆಯಾಗಿದೆ. ಭೌತಿಕ ವಸ್ತುವಾಗಿರುವುದು ದಾಸ್ಯಕ್ಕೊಳಪಟ್ಟಿರುವುದರ ಮತ್ತು ಸೃಷ್ಟಿಯಾಗಿರುವುದರ ಸ್ಪಷ್ಟ ಆಧಾರವಾಗಿದೆ.

12. ಎರಡು ದೇವರುಗಳ ಅಸ್ತಿತ್ವದ ನಿರಾಕರಣೆಯಲ್ಲಿ ಸಹಜವಾಗಿಯೇ ಎರಡಕ್ಕಿಂತ ಅಧಿಕ ದೇವರುಗಳ ನಿರಾಕರಣೆಯೂ ಇದೆ.

13. ಬೇರೆ ಮಾತುಗಳಲ್ಲಿ ಹೇಳುವುದಾದರೆ ಸಮಸ್ತ ನಿಸರ್ಗ ವ್ಯವಸ್ಥೆ ಅವನ ಅನುಸರಣೆಯ ಆಧಾರದಲ್ಲೇ ನಡೆಯುತ್ತಿದೆ.

55. ಇದು ಅಲ್ಲಾಹನ ಉಪಕಾರಕ್ಕೆ ಕೃತಘ್ನತೆ ತೋರಲಿಕ್ಕಾಗಿ. ಸರಿ; ಹಾಗಾದರೆ ಸುಖೋಪ ಭೋಗಗಳನ್ನು ಅನುಭವಿಸಿಕೊಳ್ಳಿರಿ. ಸದ್ಯವೇ ನಿಮಗೆ ತಿಳಿಯುವುದು.

لِيَكْفُرُوا بِمَا آتَيْنَاهُمْ فَتَسْتَعْتَبُوا
فَسَوْفَ تَعْلَمُونَ ﴿٥٥﴾

56. ಇವರು ಯಾರ ನಿಜಸ್ಥಿತಿಯನ್ನು ಅರಿತಿಲ್ಲವೋ ಅಂತಹವರ ಪಾಲನ್ನು ನಾವು ಕೊಟ್ಟಿರುವ ಜೀವನಾಧಾರದಿಂದ ನಿಶ್ಚಯಿಸುತ್ತಾರೆ. ಅಲ್ಲಾಹನಾಣೆ, ಈ ಸುಳ್ಳನ್ನು ನೀವು ಹೇಗೆ ಸೃಷ್ಟಿಸಿ ಕೊಂಡಿದ್ದಿರೆಂದು ನಿಮ್ಮೊಡನೆ ಖಂಡಿತವಾಗಿಯೂ ಕೇಳಲಾಗುವುದು.

وَيَجْعَلُونَ لِمَا لَا يَعْلَمُونَ نَصِيبًا مِّمَّا
رَزَقْنَاهُمْ ط تَاللَّهِ لَتَسْعَلُنَّ عَمَّا كُنْتُمْ
تَفْتَرُونَ ﴿٥٦﴾

57. ಇವರು ಅಲ್ಲಾಹನಿಗೆ ಪುತ್ರಿಯರನ್ನು ನಿಶ್ಚಯಿಸುತ್ತಾರೆ.¹⁴ ಅವನು ಪರಮ ಪಾವನನು ಮತ್ತು ಇವರು ತಮಗಾಗಿ ತಾವಿಷ್ಟಪಟ್ಟುದನ್ನೇ ನಿಶ್ಚಯಿಸಿಕೊಳ್ಳುತ್ತಾರಲ್ಲಾ!¹⁵

وَيَجْعَلُونَ لِلَّهِ الْبَنَاتِ سُبْحَانَهُ لَا وَ
لَهُمْ مَّا يَشْتَهُونَ ﴿٥٧﴾

58. ಇವರ ಪೈಕಿ ಯಾರಿಗಾದರೂ ಮಗಳು ಹುಟ್ಟಿದ ಸುವಾರ್ತೆ ಕೊಟ್ಟಾಗ ಅವನ ಮುಖ ಕಳೆಗುಂದಿ ಹೋಗುತ್ತದೆ ಮತ್ತು ಅವನು ಸಿಡಿಮಿಡಿಗೆೊಳ್ಳುತ್ತಾನೆ.

وَإِذَا بُشِّرَ أَحَدُهُم بِالْأُنثَىٰ ظَلَّ
وَجْهُهُ مُسْوَدًّا وَهُوَ كَظِيمٌ ﴿٥٨﴾

59. ಈ ಅಶುಭ ವಾರ್ತೆಯ ಬಳಿಕ ಯಾರಿಗೂ ಮುಖ ತೋರಿಸಲಾಗದೆ ಜನರಿಂದ ತಲೆ ಮರೆಸಿಕೊಳ್ಳುತ್ತಾನೆ. ಈ ಅಪಮಾನದೊಂದಿಗೆ ಮಗುವನ್ನಿರಿಸಿಕೊಳ್ಳಲೇ ಅಥವಾ ಮಣ್ಣಿನಲ್ಲಿ ಹುಗಿದು ಬಿಡಲೇ ಎಂದು ಯೋಚಿಸುತ್ತಾನೆ. ಇವರು ಅಲ್ಲಾಹನ ಬಗ್ಗೆ ಎಂತಹ ಕೆಟ್ಟ ನಿರ್ಣಯ ಕೈಗೊಳ್ಳುತ್ತಾರೆಂದು ನೋಡಿರಿ.¹⁶

يَتَوَارَىٰ مِنَ الْقَوْمِ مِنْ سُوءِ مَا
بُشِّرَ بِهِ ط أَيَسِّرُكَ عَلَىٰ هُونٍ أَمْ
يَدُسُّهُ فِي التُّرَابِ ط أَلَا سَاءَ مَا يَحْكُمُونَ ﴿٥٩﴾

60. ಪರಲೋಕದ ಮೇಲೆ ವಿಶ್ವಾಸವಿರಿಸದವರೇ ದುರ್ಗುಣ ವಿಶೇಷಣಗಳಿಗೆ ಅರ್ಹರು. ಅಲ್ಲಾಹನಿಗೆ ಅತ್ಯುತ್ತಮ ಗುಣ ವಿಶೇಷಗಳಿವೆ. ಅವನೇ ಮಹಾ ಪ್ರತಾಪಿಯೂ ಮಹಾ ಧೀಮಂತನೂ ಆಗಿರುತ್ತಾನೆ.

لِلَّذِينَ لَا يُؤْمِنُونَ بِالْآخِرَةِ مَثَلُ السَّوْءِ
وَلِلَّهِ الْمَثَلُ الْأَعْلَىٰ وَهُوَ الْعَزِيزُ الْحَكِيمُ ﴿٦٠﴾

14. ಅರೇಬಿಯಾದ ಬಹುದೇವಾರಾಧಕರು ನೆಚ್ಚಿಕೊಂಡಿದ್ದ ಆರಾಧ್ಯರುಗಳಲ್ಲಿ ದೇವಂದಿರು ಕಡಿಮೆ ಸಂಖ್ಯೆಯಲ್ಲಿದ್ದರು. ದೇವಿಗಳ ಸಂಖ್ಯೆ ಹೆಚ್ಚಿತ್ತು. ದೇವಿಯರು ದೇವಪುತ್ರಿಯರಾಗಿದ್ದಾರೆ ಎಂದು ಅವರು ವಿಶ್ವಾಸವಿಡುತ್ತಿದ್ದರು. ಹಾಗೆಯೇ ದೇವಚರರನ್ನೂ ಅವರು ದೇವಪುತ್ರಿಯರೆಂದು ಕರೆಯುತ್ತಿದ್ದರು.

15. ಅರ್ಥಾತ್- ಪುತ್ರರನ್ನು.

16. ಅರ್ಥಾತ್- ತಮ್ಮ ಪಾಲಿಗೆ ಅಪಮಾನಕರವೆಂದು ಅವರು ಭಾವಿಸುವ ಪುತ್ರಿಯರನ್ನು ನಿರಸನೋಚನಾಗಿ ಅಲ್ಲಾಹನಿಗೆ ವಹಿಸಿಬಿಡುತ್ತಿದ್ದರು.

61. ಅಲ್ಲಾಹನು ಜನರನ್ನು ಅವರ ಅತ್ಯಾಚಾರಗಳಿಗಾಗಿ ತಕ್ಷಣ ಹಿಡಿಯುತ್ತಿದ್ದರೆ ಭೂಮಿಯ ಮೇಲೆ ಒಂದು ಜೀವಿಯನ್ನೂ ಬಿಡುತ್ತಿರಲಿಲ್ಲ. ಆದರೆ ಅವನು ಎಲ್ಲರಿಗೂ ಒಂದು ನಿಶ್ಚಿತ ಸಮಯದ ವರೆಗೆ ಕಾಲಾವಕಾಶ ನೀಡುತ್ತಾನೆ. ಮುಂದೆ ಆ ಸಮಯ ಬಂದು ಬಿಟ್ಟೊಡನೆ ಅದರಿಂದ ಒಂದು ಕ್ಷಣವೂ ಹಿಂದೆ ಮುಂದೆ ಆಗುವಂತಿಲ್ಲ.

وَلَوْ يُؤَاخِذُ اللَّهُ النَّاسَ بِظُلْمِهِمْ مَا تَرَكَ عَلَيْهَا مِنْ دَابَّةٍ وَ لَكِنْ يُؤَخِّرُهُمْ إِلَىٰ أَجَلٍ مُّسَمًّى ۖ فَإِذَا جَاءَ أَجَلُهُمْ لَا يَسْتَأْخِرُونَ سَاعَةً ۖ وَلَا يَسْتَقْدِمُونَ ﴿٦١﴾

62. ಇಂದು ಇವರು ತಮ್ಮ ಸ್ವಂತಕ್ಕಾಗಿ ಮೆಚ್ಚಿದಂತಹವುಗಳನ್ನು ಅಲ್ಲಾಹನಿಗೆ ನಿಶ್ಚಯಿಸುತ್ತಾರೆ. ಅವರಿಗಾಗಿ ಒಳಿತೇ ಇರುವುದೆಂದು ಅವರ ನಾಲಗೆಗಳು ಸುಳ್ಳಾಡುತ್ತಿವೆ. ಅವರಿಗಿರುವುದು ಒಂದೇ ವಸ್ತು. ಅದು ನರಕ್ಕಾಗಿ. ನಿಶ್ಚಯವಾಗಿಯೂ ಇವರು ಎಲ್ಲರಿಗಿಂತಲೂ ಮುಂದಾಗಿ ಅದಕ್ಕೆ ಕಳುಹಿಸಲ್ಪಡುವರು.

وَيَجْعَلُونَ لِلَّهِ مَا يَكْرَهُونَ وَ تَصِفُ أَلْسِنَتُهُمُ الْكَذِبَ ۚ إِنَّ لَهُمُ الْحُسْنَىٰ ۗ لَا جَرَمَ أَنَّ لَهُمُ النَّارَ وَأَنَّهُمْ مُّفْرَطُونَ ﴿٦٢﴾

63. ಓ ಪೈಗಂಬರರೇ, ಅಲ್ಲಾಹನಾಣೆ! ನಾವು ನಿಮಗಿಂತ ಮುಂಚೆಯೂ ಅನೇಕ ಜನಾಂಗಗಳಿಗೆ ಸಂದೇಶವಾಹಕರನ್ನು ಕಳುಹಿಸಿದ್ದೇವೆ. (ಮುಂಚೆಯೂ) ಶೈತಾನನು ಅವರ ದುಷ್ಕರ್ಮಗಳನ್ನು ಅವರಿಗೆ ಮನೋಹರವನ್ನಾಗಿ ಮಾಡಿ ತೋರಿಸಿದನು (ಮತ್ತು ಅವರು ಸಂದೇಶವಾಹಕರ ಮಾತನ್ನು ಕೇಳಲಿಲ್ಲ.) ಆ ಶೈತಾನನೇ ಇಂದು ಇವರ ಸಂರಕ್ಷಕನೂ ಆಗಿದ್ದಾನೆ ಮತ್ತು ಇವರು ವೇದನಾಯುಕ್ತ ಶಿಕ್ಷೆಗೆ ಅರ್ಹರಾಗುತ್ತಿದ್ದಾರೆ.

تَاللَّهِ لَقَدْ أَرْسَلْنَا إِلَىٰ أُمَمٍ مِّن قَبْلِكَ فَزَيَّنَ لَهُمُ الشَّيْطَانُ أَعْمَالَ لَهُمْ فَهُمْ وَلِيُّهُمْ الْيَوْمَ وَلَهُمْ عَذَابٌ أَلِيمٌ ﴿٦٣﴾

64. ನೀವು ಅವರು ಇರಿಸಿಕೊಂಡಿರುವ ಆ ಭಿನ್ನಾಭಿಪ್ರಾಯಗಳ ವಸ್ತು ಸ್ಥಿತಿಯನ್ನು ಅವರಿಗೆ ವಿವರಿಸಲಿಕ್ಕಾಗಿ ನಾವು ಈ ಗ್ರಂಥವನ್ನು ನಿಮಗೆ ಅವತೀರ್ಣಗೊಳಿಸಿರುತ್ತೇವೆ. ಈ ಗ್ರಂಥವು ಇದನ್ನು ನಂಬುವವರಿಗೆ ಮಾರ್ಗದರ್ಶಕ ಹಾಗೂ ಅನುಗ್ರಹವಾಗಿ ಅವತೀರ್ಣಗೊಂಡಿರುತ್ತದೆ.

وَمَا أَنْزَلْنَا عَلَيْكَ الْكِتَابَ إِلَّا لِتُبَيِّنَ لَهُمُ الَّذِي اخْتَلَفُوا فِيهِ ۖ وَهُدًى وَرَحْمَةً لِّقَوْمٍ يُؤْمِنُونَ ﴿٦٤﴾

65. ಅಲ್ಲಾಹನು ಆಕಾಶದಿಂದ ನೀರನ್ನು ಸುರಿಸಿದನು ಮತ್ತು ನಿರ್ಜೀವವಾಗಿ ಬಿದ್ದುಕೊಂಡಿದ್ದ ನೆಲದಲ್ಲಿ ಅದರಿಂದಾಗಿ ಜೀವಕಳೆಯನ್ನುಂಟು ಮಾಡಿದನು.¹⁷ (ಇದನ್ನು ನೀವು ಪ್ರತಿಯೊಂದು ಮಳೆಗಾಲದಲ್ಲಿ ನೋಡುತ್ತೀರಿ) ನಿಶ್ಚಯವಾಗಿಯೂ ಅಲಿಸುವವರಿಗೆ ಇದರಲ್ಲಿ ಒಂದು ನಿದರ್ಶನವಿದೆ.

وَاللَّهُ أَنْزَلَ مِنَ السَّمَاءِ مَاءً فَأَحْيَا بِهِ الْأَرْضَ بَعْدَ مَوْتِهَا ۗ إِنَّ فِي ذَٰلِكَ لَآيَةً لِّقَوْمٍ يَسْمَعُونَ ﴿٦٥﴾

17. ಅರ್ಥಾತ್- ಪ್ರತಿವರ್ಷವೂ ನೀವು ಈ ದೃಶ್ಯವನ್ನು ನೋಡುತ್ತೀರಿ. ಭೂಮಿ ಸಂಪೂರ್ಣವಾಗಿ ಬಟ್ಟು ಬಯಲಾಗಿರುತ್ತದೆ. ಯಾವ ಜೀವಕಳೆಯೂ ಅದರಲ್ಲಿ ಕಂಡು ಬರುವುದಿಲ್ಲ. ಹುಲ್ಲುಕಡ್ಡಿಗಳಾಗಲಿ, ಬಳ್ಳಿಗಳಾಗಲಿ, ಫಲಪುಷ್ಪಗಳಾಗಲಿ, ಭೂಚರ ಮಳೆ ಹುಳಗಳಾಗಲಿ

66. ನಿಶ್ಚಯವಾಗಿಯೂ ಜಾನುವಾರುಗಳಲ್ಲಿಯೂ ನಿಮಗೊಂದು ಪಾಲವಿದ್ದೇ ಇದೆ. ಅವುಗಳ ಹೊಟ್ಟೆಯೊಳಗಿರುವ ಸೆಗಣಿ ಮತ್ತು ರಕ್ತದ ಮಧ್ಯದಿಂದ ಕುಡಿಯುವವರಿಗೆ ಆಹ್ಲಾದಕರವಾದ ಶುದ್ಧ ಹಾಲನ್ನು ನಾವು ಕುಡಿಸುತ್ತೇವೆ.

وَإِنَّ لَكُمْ فِي الْأَنْعَامِ لَعِبْرَةً لِّتُنْقِضُوا
مِمَّا فِي بُطُونِهِ مِنْ بَيْنِ فَرْثٍ وَدَمٍ
لَبَنًا خَالِصًا سَائِغًا لِلشَّرَّابِينَ ﴿١٧﴾

67. (ಇದೇ ತರದಲ್ಲಿ) ಖಜೂರದ ಮರಗಳಿಂದಲೂ ದ್ರಾಕ್ಷೆಯ ಬಳ್ಳಿಗಳಿಂದಲೂ ನಾವು ಒಂದು ವಸ್ತುವನ್ನು ನಿಮಗೆ ಕುಡಿಸುತ್ತೇವೆ. ಅದನ್ನು ನೀವು ಮಾದಕ ಪೇಯವನ್ನಾಗಿಯೂ ಶುದ್ಧ ಆಹಾರ ವನ್ನಾಗಿಯೂ ಮಾಡಿಕೊಳ್ಳುತ್ತೀರಿ.¹⁸ ನಿಶ್ಚಯವಾಗಿಯೂ ಬುದ್ಧಿ ಜೀವಿಗಳಿಗೆ ಇದರಲ್ಲಿ ಒಂದು ನಿದರ್ಶನವಿದೆ.

وَمِنْ ثَمَرِ النَّخِيلِ وَالْأَعْنَابِ
تَتَّخِذُونَ مِنْهُ سَكَرًا وَرِزْقًا حَسَنًا
إِنَّ فِي ذَٰلِكَ لَآيَةً لِّقَوْمٍ يَعْقِلُونَ ﴿١٨﴾

68-69. ಇನ್ನೂ ನೋಡಿರಿ. ನಿಮ್ಮ ಪ್ರಭು ಜೇನುನೋಣಕ್ಕೆ, ಪರ್ವತಗಳಲ್ಲೂ ಮರಗಳಲ್ಲೂ ತಟ್ಟಿಗಳ ಮೇಲಿರಿಸಿದ ಬಳ್ಳಿಗಳಲ್ಲೂ ತನ್ನ ತೊಟ್ಟಿಗಳನ್ನು ಕಟ್ಟಿ ಎಲ್ಲಾ ವಿಧದ ಫಲಗಳ ರಸವನ್ನು ಹೀರಿ, ನಿನ್ನ ಪ್ರಭು ಸುಗಮಗೊಳಿಸಿದ ಮಾರ್ಗಗಳಲ್ಲಿ ಚಲಿಸುತ್ತಿರು ಎಂದು 'ವಹ್ಯ'¹⁹ ಮಾಡಿದನು (ಆದೇಶವಿತ್ತನು). ಆ ನೋಣದ ಹೊಟ್ಟೆಯಿಂದ ವಿವಿಧ ಬಣ್ಣಗಳ ಪಾನಕ ಹೊರಡುತ್ತದೆ. ಅದರಲ್ಲಿ ಜನರಿಗೆ ಗುಣಾಂಶವಿದೆ. ನಿಶ್ಚಯವಾಗಿಯೂ ಚಿಂತನ ಶೀಲರಿಗೆ ಇದರಲ್ಲೂ ಒಂದು ನಿದರ್ಶನವಿದೆ.

وَأَوْحَىٰ رَبُّكَ إِلَى النَّحْلِ أَنْ اتَّخِذِي
مِنَ الْجِبَالِ بَيْوتًا وَمِنَ الشَّجَرِ
وَمِمَّا يَعْرِشُونَ ﴿١٨﴾
ثُمَّ كُلِي مِنْ كُلِّ الثَّمَرَاتِ فَاسْلُكِي
سُبُلَ رَبِّكِ ذَٰلِكَ يَخْرُجُ مِنْ بُطُونِهَا
شَرَابٌ مُّخْتَلِفٌ أَلْوَانُهُ فِيهِ شِفَاءٌ
لِّلنَّاسِ إِنَّ فِي ذَٰلِكَ لَآيَةً لِّقَوْمٍ يَعْقِلُونَ ﴿١٩﴾

70. ಮತ್ತೂ ನೋಡಿರಿ. ಅಲ್ಲಾಹನು ನಿಮ್ಮನ್ನು ಸೃಷ್ಟಿಸಿದನು. ಆ ಮೇಲೆ ಅವನು ನಿಮಗೆ ಮರಣವನ್ನೀಯುತ್ತಾನೆ ಮತ್ತು

وَاللَّهُ خَلَقَكُمْ ثُمَّ يَوَدُّكُمْ وَيَسْتَكْفِرُ
مِنْكُمْ وَمِنْكُمْ

ಅಲ್ಲಿ ಕಂಡು ಬರುವುದಿಲ್ಲ. ಅಷ್ಟರಲ್ಲಿ ಮಳೆಗಾಲ ಬಂದು ಬಿಡುತ್ತದೆ. ನಾಲ್ಕು ಹನಿಗಳು ಬೀಳುತ್ತಲೇ ಭೂಮಿಯಲ್ಲಿ ಜೀವ ಚೈತನ್ಯ ಗೋಚರಿಸತೊಡಗುತ್ತದೆ. ಭೂತಲದಲ್ಲಿ ಹೂತುಹೋಗಿದ್ದ ಅನೇಕ ಬೇರುಗಳು ಇದ್ದಕ್ಕಿದ್ದಂತೆ ಚಿಗುರುತ್ತವೆ. ಹಿಂದಿನ ಮಳೆಗಾಲದಲ್ಲಿ ಹುಟ್ಟಿದ ಬಳಿಕ ಒಣಗಿ ಸತ್ತು ಹೋಗಿದ್ದ ಸಸ್ಯಗಳೆಲ್ಲವೂ ಪುನಃ ಹೊರಬರುತ್ತವೆ. ಬೇಸಿಗೆಯಲ್ಲಿ ನಾಮಾವಶೇಷವಾಗಿದ್ದ ಮಳೆಗಾಲದ ಹುಳು-ಹುಪ್ಪಟೆಗಳು ಹಿಂದಿನ ಮುಂಗಾರಿನ ಪೂರ್ಣ ವೈಭವದೊಂದಿಗೆ ಮತ್ತೆ ಗೋಚರಿಸತೊಡಗುತ್ತವೆ. ನಿಮ್ಮ ಜೀವಮಾನದಲ್ಲಿ ಈ ಪ್ರಕ್ರಿಯೆಯನ್ನು ಆಗಾಗ ನೀವು ನೋಡುತ್ತಲೇ ಇರುತ್ತೀರಿ. ಆದರೆ ಸತ್ತ ಬಳಿಕ ಮಾನವರೆಲ್ಲರನ್ನೂ ಮತ್ತೆ ಸೃಷ್ಟಿಸಲಾಗುವುದು ಎಂಬ ಪ್ರವಾದಿಯ ಮಾತಿನ ಬಗ್ಗೆ ನೀವು ಆಶ್ಚರ್ಯ ಪ್ರಕಟಿಸುತ್ತೀರಿ.

18. ಇದರಲ್ಲಿ ಅಂತಿಕವಾಗಿ ಮದ್ಯ ನಿಷಿದ್ಧವಾಗಿದೆ ಮತ್ತು ಅದು ಪರಿಶುದ್ಧ ಆಹಾರವಲ್ಲ ಎಂಬುದನ್ನೂ ಸೂಚಿಸಲಾಗಿದೆ.

19. 'ವಹ್ಯ'ಯು ಶಬ್ದಾರ್ಥ ಗುಪ್ತವಾದ ಮತ್ತು ಸೂಕ್ಷ್ಮವಾದ ಸೂಚನೆ ಎಂದಾಗಿದೆ. ಸೂಚನೆ ನೀಡುವವನು ಮತ್ತು ಸ್ವೀಕರಿಸುವವನಲ್ಲದೆ ಬೇರಾರೂ ಅದನ್ನು ಅನುಭವಿಸುವುದಿಲ್ಲ. ಇದೇ ಹಿನ್ನೆಲೆಯೊಂದಿಗೆ ಈ ಪದ 'ಇಲ್ಹಾ' ಅರ್ಥಾತ್ ಜ್ಞಾನೋದಯ ಅಥವಾ 'ಇಲ್ಹಾಮ್' ಅರ್ಥಾತ್ ಗುಪ್ತ ಬೋಧನೆ ಎಂಬರ್ಥದಲ್ಲಿ ಪ್ರಯೋಗವಾಗುತ್ತದೆ.

ನಿಮ್ಮಲ್ಲಿ ಕೆಲವರು ಎಲ್ಲವನ್ನೂ ತಿಳಿದ ಅನಂತರವೂ ಏನೂ ತಿಳಿಯದವರಾಗುವಂತೆ ಅತಿ ವೃದ್ಧಾಪ್ಯಕ್ಕೆ ತಲುಪಿಸಲ್ಪಡುತ್ತಾರೆ. ವಾಸ್ತವದಲ್ಲಿ ಅಲ್ಲಾಹನೇ ಸರ್ವಜ್ಞನೂ ಸರ್ವಶಕ್ತನೂ ಆಗಿರುತ್ತಾನೆ.

يُرْدُّ إِلَىٰ آرْزَاقِ الْعَمْرِ لِكَيْ لَا يَعْلَمَ بَعَدَ
عِلْمِ شَيْئًا إِنَّ اللَّهَ عَلِيمٌ قَدِيرٌ ﴿١٠﴾

71. ಇನ್ನೂ ನೋಡಿರಿ, ಅಲ್ಲಾಹನು ನಿಮ್ಮ ಪೈಕಿ ಕೆಲವರಿಗೆ ಕೆಲವರ ಮೇಲೆ ಜೀವನಾಧಾರದಲ್ಲಿ ಶ್ರೇಷ್ಠತೆಯನ್ನು ದಯಪಾಲಿಸಿದ್ದಾನೆ. ಹೀಗೆ ಈ ಶ್ರೇಷ್ಠತೆ ನೀಡಲ್ಪಟ್ಟವರು ತಮ್ಮ ಜೀವನಾಧಾರವನ್ನು ತಮ್ಮ ಗುಲಾಮರಿಗೆ ಕೊಟ್ಟು ಅವರೂ ಜೀವನಾಧಾರದಲ್ಲಿ ಸಮಾನ ಪಾಲುದಾರರಾಗುವಂತೆ ಮಾಡುವವರಲ್ಲ. ಹೀಗಿರುವಾಗ ಅಲ್ಲಾಹನ ಅನುಗ್ರಹವನ್ನು ಮಾತ್ರ ಇವರು ನಿರಾಕರಿಸುವುದೇ? ²⁰

وَاللَّهُ فَضَّلَ بَعْضَكُمْ عَلَىٰ بَعْضٍ فِي الرِّزْقِ
فَمَا الَّذِينَ فُضِّلُوا بِرَازِقِي رَازِقِيكُمْ عَلَىٰ
مَا مَلَكَتْ أَيْمَانُهُمْ فَهُمْ فِيهِ سَوَاءٌ
أَفَبِنِعْمَةِ اللَّهِ يَجْحَدُونَ ﴿١١﴾

72. ನಿಮಗಾಗಿ ನಿಮ್ಮ ವರ್ಗದಿಂದಲೇ ಪತ್ತಿಯರನ್ನುಂಟು ಮಾಡಿದವನು ಅಲ್ಲಾಹನೇ. ಆ ಪತ್ತಿಯರಿಂದ ಅವನೇ ನಿಮಗೆ ಪುತ್ರರನ್ನೂ ಪೌತ್ರರನ್ನೂ ದಯಪಾಲಿಸಿದನು ಮತ್ತು ಉತ್ತಮೋತ್ತಮ ಪದಾರ್ಥಗಳನ್ನು ನಿಮಗೆ ತಿನ್ನಲು ಕೊಟ್ಟನು. ಇನ್ನೇನು ಇವರು (ಇಷ್ಟನ್ನೆಲ್ಲಾ ಕಂಡೂ ತಿಳಿದೂ) ಅಸತ್ಯದಲ್ಲಿ ವಿಶ್ವಾಸವಿರಿಸುತ್ತಾರೆಯೇ? ²¹ ಮತ್ತು ಅಲ್ಲಾಹನ ಅನುಗ್ರಹಗಳನ್ನು ನಿರಾಕರಿಸುತ್ತಾರೆಯೇ?

وَاللَّهُ جَعَلَ لَكُمْ مِنْ أَنْفُسِكُمْ أَزْوَاجًا
وَجَعَلَ لَكُمْ مِنْ أَنْزَلِكُمْ بَنِينَ وَحَدَاةً
وَوَرَاقَكُمْ مِنَ الظَّيْبَاتِ أَفَبِأَبْطَالٍ
يُكْفَرُونَ وَبِنِعْمَتِ اللَّهِ هُمْ يَكْفُرُونَ ﴿١٢﴾

73. ಅಲ್ಲಾಹನನ್ನು ಬಿಟ್ಟು ಆಕಾಶಗಳಿಂದಾಗಲೀ ಭೂಮಿಯಿಂದಾಗಲೀ ಇವರಿಗೆ ಜೀವನಾಧಾರವನ್ನು ಕೊಡುವ ಏನೊಂದೂ

وَيَعْبُدُونَ مِنْ دُونِ اللَّهِ مَا لَا يَنْبَغِي
لَهُمْ رَازِقًا مِنَ السَّمَوَاتِ وَالْأَرْضِ

20. ಆಧುನಿಕ ಕಾಲದಲ್ಲಿ ಕೆಲವರು ಈ ಸೂಕ್ತಕ್ಕೆ ಈ ರೀತಿಯ ಅರ್ಥವನ್ನು ಕಲ್ಪಿಸುತ್ತಾರೆ, “ಅಲ್ಲಾಹನು ಯಾರಿಗೆ ಜೀವನಾಧಾರಗಳಲ್ಲಿ ಸಮೃದ್ಧಿ ದಯಪಾಲಿಸಿದ್ದಾನೋ ಅವರು ಅದನ್ನು ತಮ್ಮ ನೌಕರರಿಗೆ ಮತ್ತು ಗುಲಾಮರಿಗೆ ಮರಳಿಸಬೇಕಾಗಿದೆ. ಒಂದು ವೇಳೆ ಅವರು ಮರಳಿಸದಿದ್ದರೆ ಅಲ್ಲಾಹನ ಅನುಗ್ರಹಕ್ಕೆ ಕೃತಘ್ನತೆ ತೋರಿದಂತಾಗುತ್ತದೆ.” ನಿಜವಾಗಿ ಪೂರ್ವೋಕ್ತ ಉಪನ್ಯಾಸ ಆರಂಭದಿಂದಲೂ ಬಹುದೇವವಾದದ ನಿರಾಕರಣೆ ಮತ್ತು ಏಕದೇವತ್ವದ ಸಮರ್ಥನೆಯ ಕುರಿತಾಗಿದೆ. ಮುಂದೆಯೂ ನಿರಂತರ ಇದೇ ವಿಷಯವನ್ನು ಪ್ರಸ್ತಾಪಿಸಲಾಗಿದೆ. ಹಿನ್ನೆಲೆಯನ್ನು ಗಮನಿಸಿದಾಗ ಇಲ್ಲಿಯೂ ಇದೇ ವಿಷಯಕ್ಕೆ ಒತ್ತುಕೊಡಲಾಗಿದೆ ಎಂದು ಸ್ಪಷ್ಟವಾಗುತ್ತದೆ. ನೀವು ಸ್ವತಃ ನಿಮ್ಮ ಗುಲಾಮರು ಮತ್ತು ನೌಕರರಿಗೆ ಸಮಾನ ಸ್ಥಾನಮಾನ ಕೊಡುವುದಿಲ್ಲ. ಹಾಗಿರುವಾಗ ಅಲ್ಲಾಹನು ನಿಮಗೆ ಮಾಡಿರುವ ಉಪಕಾರಗಳಿಗೆ ಪ್ರತಿಯಾಗಿ ಅಲ್ಲಾಹನಿಗೆ ಕೃತಜ್ಞತಾರ್ಪಣೆ ಮಾಡುವಾಗ ಯಾವ ರೀತಿಯ ಅಧಿಕಾರಗಳೂ ಇಲ್ಲದ ದೇವನ ದಾಸರನ್ನೂ ಏಕೆ ಅವನಿಗೆ ಭಾಗಿದಾರರನ್ನಾಗಿ ನಿಲ್ಲಿಸುತ್ತೀರಿ? ಅಧಿಕಾರ ಮತ್ತು ಹಕ್ಕುಗಳಲ್ಲಿ ಅವರು ದೇವನಿಗೆ ಸಮಾನವಾದ ಪಾಲನ್ನು ಹೊಂದಿದ್ದಾರೆಯೆಂದು ಏಕೆ ಭಾವಿಸುತ್ತೀರಿ?

21. ಅರ್ಥಾತ್ ಸತ್ಯದೂರ ಮತ್ತು ನಿರಾಧಾರವಾದ ವಿಶ್ವಾಸವನ್ನು ಹೊಂದಿದ್ದಾರೆ. ಅವರ ಅದೃಷ್ಟ ಋಣಿಯವರಂತೆ ಮಾಡುವುದು ಅಥವಾ ಕೆಡಿಸುವುದು, ಇಷ್ಟಾರ್ಥವನ್ನು ಈಡೇರಿಸುವುದು, ಪ್ರಾರ್ಥನೆಗಳನ್ನು ಆಲಿಸುವುದು, ಸಂತಾನಭಾಗ್ಯ ದಯಪಾಲಿಸುವುದು, ನೌಕರ ದೊರೆಯುವಂತೆ ಮಾಡುವುದು, ಮೊಕದ್ದಮೆಗಳಲ್ಲಿ ಗೆಲ್ಲುವಂತೆ ಮಾಡುವುದು ಮತ್ತು ರೋಗರುಜಿನಗಳಿಂದ ರಕ್ಷಿಸುವುದು, ದೇವ-ದೇವತೆಗಳ, ಜಿನ್ನೆಗಳ ಹಾಗೂ ಗತಮಹಾಪುರುಷರ ಅಧಿಕಾರದಲ್ಲಿರುವಂತಹ ವಿಷಯಗಳು ಎಂದು ಅವರು ಭಾವಿಸುತ್ತಾರೆ.

- ಅಧಿಕಾರವಿರದ ಮತ್ತು ಈ ಕೆಲಸವನ್ನು ಮಾಡಲು ಸಾಧ್ಯವೇ ಇಲ್ಲದಂತಹ ಇತರರನ್ನು ಇವರು ಆರಾಧಿಸುತ್ತಾರೆಯೇ?
74. ಆದುದರಿಂದ ಅಲ್ಲಾಹನಿಗೆ ಹೋಲಿಕೆಗಳನ್ನು ಕಲ್ಪಿಸಬೇಡಿರಿ.²² ಅಲ್ಲಾಹನಿಗೆ ತಿಳಿದಿದೆ, ನಿಮಗೆ ತಿಳಿದಿಲ್ಲ.
75. ಅಲ್ಲಾಹನು ಒಂದು ಉಪಮೆ ಕೊಡುತ್ತಾನೆ. ಒಬ್ಬನು ಗುಲಾಮನಾಗಿದ್ದು ಪರಾಧೀನನಾಗಿರುತ್ತಾನೆ. ಅವನಿಗೆ ಸ್ವಂತ ಅಧಿಕಾರವೇನೂ ಇಲ್ಲ. ಇನ್ನೊಬ್ಬನಿಗೆ ನಾವು ನಮ್ಮ ಕಡೆಯಿಂದ ಉತ್ತಮ ಜೀವನಾಧಾರವನ್ನು ನೀಡಿದ್ದೇವೆ. ಅವನು ಅದರಿಂದ ರಹಸ್ಯವಾಗಿಯೂ ಬಹಿರಂಗವಾಗಿಯೂ ಚೆನ್ನಾಗಿ ಖರ್ಚು ಮಾಡುತ್ತಾನೆ. ಇವರಿಬ್ಬರೂ ಸರಿಸಮಾನರಾಗಿರುವರೇ? ಹೇಳಿರಿ- 'ಅಲ್‌ಹಮ್ಮು ಲಿಲ್ಲಾಹ್'²³ (ಸಕಲ ಸ್ತೋತ್ರಗಳು ಅಲ್ಲಾಹನಿಗೆ). ಆದರೆ ಹೆಚ್ಚಿನವರು (ಈ ಸರಳವಾದ ಮಾತನ್ನೂ) ಅರಿಯುವುದಿಲ್ಲ.
76. ಅಲ್ಲಾಹನು ಇನ್ನೊಂದು ಉಪಮೆ ಕೊಡುತ್ತಾನೆ; ಇಬ್ಬರಿದ್ದಾರೆ. ಒಬ್ಬನು ಮೂಕನು. ಯಾವ ಕೆಲಸವನ್ನೂ ಮಾಡಲಾರ. ತನ್ನ ಯಜಮಾನನಿಗೆ ಹೊರೆಯಾಗಿದ್ದಾನೆ. ಅವನು ಇವನನ್ನು ಎತ್ತ ಕಳುಹಿಸಿದರೂ ಯಾವ ಒಳ್ಳೆಯ ಕಾರ್ಯವೂ ಇವನಿಂದಾಗುವುದಿಲ್ಲ. ಇನ್ನೊಬ್ಬನು ನ್ಯಾಯದ ಆಜ್ಞೆ ಕೊಡುತ್ತಾನೆ ಮತ್ತು ಸ್ವತಃ ನೇರಮಾರ್ಗದಲ್ಲಿ ನೆಲೆ ನಿಂತಿದ್ದಾನೆ. ಹೇಳಿರಿ! ಇವರಿಬ್ಬರೂ ಸರಿಸಮಾನರಾಗಿರುವರೇ?
77. ಭೂಮಿ-ಆಕಾಶಗಳ ಅಗೋಚರ ಸತ್ಯಗಳ ಜ್ಞಾನ ಅಲ್ಲಾಹನಿಗೆ ಮಾತ್ರವಿದೆ. ಪ್ರಳಯದ ಸಂಭವವು ಮನುಷ್ಯನು ರೆಪ್ಪೆ ಬಡಿಯುವುದರೊಳಗೆ ಅಥವಾ ಅದಕ್ಕಿಂತಲೂ ಕಡಿಮೆ ಸಮಯದೊಳಗಾಗುವುದು. ವಾಸ್ತವದಲ್ಲಿ ಅಲ್ಲಾಹನು ಎಲ್ಲವನ್ನೂ ಮಾಡಬಲ್ಲನು.
78. ಅಲ್ಲಾಹನು ನೀವು ಏನೂ ಅರಿಯದ ಸ್ಥಿತಿಯಲ್ಲಿ ನಿಮ್ಮನ್ನು

شَيْئًا وَلَا يَسْتَطِيعُونَ ﴿٢١﴾

فَلَا تَضْرِبُوا لِلَّهِ الْأَمْثَالَ إِنَّ اللَّهَ يَعْلَمُ
وَأَنْتُمْ لَا تَعْلَمُونَ ﴿٢٢﴾

ضَرَبَ اللَّهُ مَثَلًا عَبْدًا مَمْلُوكًا لَا
يَقْدِرُ عَلَى شَيْءٍ وَمَنْ رَزَقْنَاهُ مِمَّا رَزَقْنَا
حَسَنًا فَهُوَ يُنْفِقُ مِنْهُ سِرًّا وَجَهْرًا
هَلْ يَسْتَوُونَ الْحَمْدُ لِلَّهِ بَلْ
أَكْثَرُهُمْ لَا يَعْلَمُونَ ﴿٢٣﴾

وَضَرَبَ اللَّهُ مَثَلًا رَجُلَيْنِ أَحَدُهُمَا
أَبْكُمُ لَا يَقْدِرُ عَلَى شَيْءٍ وَهُوَ كَلٌّ عَلَى
مَوْلَاهُ أَيْنَمَا يُوَجِّههُ لَا يَأْتِ بِخَيْرٍ
هَلْ يَسْتَوِي هُوَ وَمَنْ يَأْمُرُ بِالْعَدْلِ
وَهُوَ عَلَى صِرَاطٍ مُسْتَقِيمٍ ﴿٢٤﴾

وَاللَّهُ غَيْبُ السَّمَوَاتِ وَالْأَرْضِ وَمَا
أَمْرُ السَّاعَةِ إِلَّا كَلَمْحِ الْبَصَرِ أَوْ هُوَ
أَقْرَبُ إِنَّ اللَّهَ عَلَى كُلِّ شَيْءٍ قَدِيرٌ ﴿٢٥﴾

وَاللَّهُ أَخْرَجَكُمْ مِنْ بُطُونِ أُمَّهَاتِكُمْ لَا

22. ಅರ್ಥಾತ್- ಲೋಕದ ಚಿತ್ರವರ್ತಿಗಳು ಮತ್ತು ರಾಜ ಮಹಾರಾಜರುಗಳಂತೆ ಅವನಿದ್ದಾನೆಂದು ಭಾವಿಸದಿರಿ. ನಿಕಟವರ್ತಿಗಳ ಮತ್ತು ಆಸ್ಥಾನದ ಆಪ್ತರ ಮಧ್ಯವರ್ತಿಗೆ ಇಲ್ಲದೆ ನಿಮ್ಮ ಅರ್ಜಿಗಳನ್ನು ರಾಜರುಗಳಿಗೆ ತಲಪಿಸಲು ಸಾಧ್ಯವಾಗದಿರುವಂತೆ ದೇವನ ಬಗ್ಗೆಯೂ ನೀವು ಕಲ್ಪಿಸಿಕೊಳ್ಳದಿರಿ. ಅವನು ತನ್ನ ದೇವಚಿರರು, ಮಹಾಪುರುಷರು ಮತ್ತುತರ ಆಪ್ತರಿಂದ ಸುತ್ತವರಿಯಲ್ಪಟ್ಟಿದ್ದಾನೆ. ಅವರ ಮಧ್ಯವರ್ತಿಗೆ ಇಲ್ಲದೆ ಯಾವ ಕೆಲಸವೂ ಸಾಧಿತವಾಗದು ಎಂದು ಭಾವಿಸದಿರಿ.

23. ಈ ಪ್ರಶ್ನೆಗೆ ಉತ್ತರವಾಗಿ ಬಹುದೇವಾರಾಧಕರು ಅವರಿಬ್ಬರೂ ಸಮಾನರಾಗಿದ್ದಾರೆ ಎಂದು ಹೇಳುವಂತಿರಲಿಲ್ಲ. ಆದ್ದರಿಂದ ಅಲ್ಲಾಹನು 'ಅಲ್ಲಾಹನಿಗೆ ಸ್ತುತಿ' ಇಷ್ಟು ವಿಷಯ ನಿಮ್ಮ ತಿಳುವಳಿಕೆಗೆ ಬಂದು ಬಿಟ್ಟಿತು ಎಂದು ಹೇಳುತ್ತಿದ್ದಾನೆ.

ನಿಮ್ಮ ತಾಯಂದಿರ ಹೊಟ್ಟೆಗಳಿಂದ ಹೊರ ತಂದನು. ನೀವು ಕೃತಜ್ಞರಾಗಲಿಕ್ಕಾಗಿ. ಅವನು ನಿಮಗೆ ಶ್ರವಣ ಶಕ್ತಿಯನ್ನೂ ದೃಷ್ಟಿಗಳನ್ನೂ ವಿಚಾರ ಮಾಡುವ ಮನಸ್ಸುಗಳನ್ನೂ ನೀಡಿದನು.

تَعْلَمُونَ شَيْئًا ۗ وَجَعَلْ لَكُمْ السَّمْعَ وَالْأَبْصَارَ
وَالْأَفْئِدَةَ ۗ لَعَلَّكُمْ تَشْكُرُونَ ﴿٧٩﴾

79. ಪಕ್ಷಿಗಳು ಅಂತರಿಕ್ಷದಲ್ಲಿ ಹೇಗೆ ನಿಯಂತ್ರಣಕ್ಕೊಳಗಾಗಿವೆಯೆಂಬುದನ್ನು ಇವರೆಂದೂ ನೋಡಲಿಲ್ಲವೇ? ಅವುಗಳನ್ನು ಅಲ್ಲಾಹನ ಹೊರತು ಇನ್ನಾರು ಆಧರಿಸಿದ್ದಾರೆ? ಸತ್ಯವಿಶ್ವಾಸವಿರುವವರಿಗೆ ಇದರಲ್ಲಿ ತುಂಬಾ ನಿದರ್ಶನಗಳಿವೆ.

أَلَمْ يَرَوْا إِلَى الطَّيْرِ مُسَخَّرَاتٍ فِي جَوِّ
السَّمَاءِ مَا يُمَسِّكُهُنَّ إِلَّا اللَّهُ ۗ إِنَّ فِي
ذَلِكَ لَآيَاتٍ لِّقَوْمٍ يُؤْمِنُونَ ﴿٨٠﴾

80. ಅಲ್ಲಾಹನು ನಿಮಗಾಗಿ ನಿಮ್ಮ ಮನೆಗಳನ್ನು ನೆಮ್ಮದಿಯ ಸ್ಥಾನವನ್ನಾಗಿ ಮಾಡಿದನು. ಅವನು ಪ್ರಾಣಿಗಳ ತೊಗಲಿನಿಂದ ನಿಮಗಾಗಿ ಮನೆ(ಡೇರೆ)ಗಳನ್ನು ಮಾಡಿದನು.²⁴ ನೀವು ಅವುಗಳನ್ನು ಪ್ರಯಾಣ ಮತ್ತು ತಂಗು ಇವೆರಡೂ ಸ್ಥಿತಿಗಳಲ್ಲಿ ಹಗುರವಾಗಿ ಕಾಣುತ್ತೀರಿ. ಅಲ್ಲಾಹನು ಅವುಗಳ ತುಪ್ಪಳ, ಉಣ್ಣೆ ಮತ್ತು ರೋಮಗಳಿಂದ ಬಾಳಿನುದ್ದಕ್ಕೂ ನಿಮ್ಮ ಉಪಯೋಗಕ್ಕೆ ಬರುವಂತಹ ಅನೇಕ ಉಡುವ ಮತ್ತು ಬಳಕೆಯ ವಸ್ತುಗಳನ್ನು ಸೃಷ್ಟಿಸಿದನು.

وَاللَّهُ جَعَلَ لَكُمْ مِنْ بُيُوتِكُمْ سَكَنًا
وَجَعَلَ لَكُمْ مِنْ جُلُودِ الْأَنْعَامِ بُيُوتًا
تَسْتَحْفِفُ بِهَا يَوْمَ ظَعْنِكُمْ ۗ وَيَوْمَ إِقَامَتِكُمْ
وَمِنْ أَصْوَابِهَا وَأَوْبَارِهَا وَأَشْعَارِهَا
أَتَانًا وَمَتَاعًا إِلَىٰ حِينٍ ﴿٨١﴾

81. ಅಲ್ಲಾಹನು ತಾನು ಸೃಷ್ಟಿಸಿದ ಅನೇಕ ವಸ್ತುಗಳಿಂದ ನಿಮಗಾಗಿ ನೆರಳಿನ ವ್ಯವಸ್ಥೆ ಮಾಡಿದನು. ಪರ್ವತಗಳಲ್ಲಿ ನಿಮಗಾಗಿ ಆಶ್ರಯ ಸ್ಥಾನಗಳನ್ನು ಮಾಡಿದನು. ನಿಮಗೆ, ಉಷ್ಣದಿಂದ ರಕ್ಷಿಸತಕ್ಕ ಉಡುಪನ್ನೂ ಪರಸ್ಪರರೊಳಗಿನ ಯುದ್ಧದಲ್ಲಿ ನಿಮಗೆ ರಕ್ಷಣೆ ನೀಡುವಂತಹ ಬೇರೆ ಕೆಲವು ಉಡುಪುಗಳನ್ನೂ ದಯಪಾಲಿಸಿದನು. ಹೀಗೆ ನೀವು ಆಚ್ಛಾನುಸಾರಿಗಳಾಗಬಹುದೆಂದು ಅವನು ನಿಮ್ಮ ಮೇಲೆ ತನ್ನ 'ಕೊಡುಗೆ'ಗಳನ್ನು ಪೂರ್ತಿಗೊಳಿಸುತ್ತಾನೆ.

وَاللَّهُ جَعَلَ لَكُمْ مِمَّا خَلَقَ ظِلَالًا وَجَعَلَ
لَكُمْ مِنَ الْجِبَالِ أَكْنَانًا ۗ وَجَعَلَ لَكُمْ
سَرَابِيلَ تَقِيكُمْ الْحَرَّ وَسَرَابِيلَ تَقِيكُمْ
بِأَسْكُطٍ كَذَلِكَ يُتِمُّ نِعْمَتَهُ عَلَيْكُمْ
لَعَلَّكُمْ تَسْلِمُونَ ﴿٨٢﴾

82. ಹೀಗಿರುತ್ತ ಇವರು ವಿಮುಖರಾಗುತ್ತಾರಾದರೆ, ಓ ಪೈಗಂಬರರೇ, ಸತ್ಯ ಸಂದೇಶವನ್ನು ಸುವ್ಯಕ್ತವಾಗಿ ತಲಪಿಸುವುದಷ್ಟೇ ನಿಮ್ಮ ಹೊಣೆಯಾಗಿರುತ್ತದೆ.

فَإِنْ تَوَلَّوْا فَإِنَّمَا عَلَيْكَ الْبَلَاءُ الْمُبِينُ ﴿٨٣﴾

83. ಇವರು ಅಲ್ಲಾಹನ 'ಭವ್ಯಕೊಡುಗೆ'ಯನ್ನು ಅರಿಯುತ್ತಾರೆ; ಅನಂತರ ನಿರಾಕರಿಸುತ್ತಾರೆ ಮತ್ತು ಇವರಲ್ಲಿ ಹೆಚ್ಚಿನವರು ಸತ್ಯವನ್ನು ಸ್ವೀಕರಿಸಿಕೊಳ್ಳಲಿಕ್ಕೇ ಸಿದ್ಧರಿಲ್ಲ.

يَعْرِفُونَ نِعْمَتَ اللَّهِ ثُمَّ يُنْكِرُونَهَا
وَآكْثَرُهُمُ الْكَافِرُونَ ﴿٨٤﴾

24. ಅರ್ಥಾತ್- ಚರ್ಮದಿಂದ ನಿರ್ಮಿತವಾದ ಡೇರೆಗಳು. ಅದರ ಬಳಕೆ ಅರೇಬಿಯಾದಲ್ಲಿ ಹೆಚ್ಚಾಗಿದೆ.

84. ಆ ದಿನ ನಾವು ಪ್ರತಿಯೊಂದು ಸಮುದಾಯದಿಂದ ಒಬ್ಬೊಬ್ಬ ಸಾಕ್ಷಿಯನ್ನು ನಿಲ್ಲಿಸುವೆವು. (ಅಂದು ಏನಾಗುವುದೆಂಬ ಕಿಂಚಿತ್ ಪ್ರಜ್ಞೆಯಾದರೂ ಇವರಿಗಿದೆಯೇ?) ಸತ್ಯನಿಷೇಧಿಗಳಿಗೆ ಕುತರ್ಕಗಳನ್ನು ಮುಂದಿರಿಸಲಿಕ್ಕೂ ಅವಕಾಶ ದೊರೆಯಲಾರದು.²⁵ ಅವರಿಂದ ಪಶ್ಚಾತ್ತಾಪ ಹಾಗೂ ಕ್ಷಮಾಯಾಚನೆಯ ತಗಾದೆಯನ್ನೂ ಮಾಡಲಾಗದು.

وَيَوْمَ نَبْعَثُ مِنْ كُلِّ أُمَّةٍ شَهِيدًا ثُمَّ لَا يُؤْذَنُ لِلَّذِينَ كَفَرُوا وَلَا هُمْ يُسْتَعْتَبُونَ ﴿٨٥﴾

85. ಅಕ್ರಮಿಗಳು ಒಮ್ಮೆ ಯಾತನೆಗೊಳಗಾದ ಬಳಿಕ ಅವರ ಯಾತನೆಯಲ್ಲಿ ಸ್ವಲ್ಪವೂ ಕಡಿತ ಮಾಡಲಾಗದು ಮತ್ತು ಒಂದು ಕ್ಷಣ ಕಾಲದ ಅವಕಾಶವೂ ಕೊಡಲಾಗದು.

وَإِذَا سَأَلَ الَّذِينَ ظَلَمُوا الْعَذَابَ فَلَا يُخَفَّفُ عَنْهُمْ وَلَا هُمْ يُنظَرُونَ ﴿٨٥﴾

86. ಇಹಲೋಕದಲ್ಲಿ 'ಬಹುದೇವವಿಶ್ವಾಸ' ಕೈಗೊಂಡವರು ತಾವು ನಿಶ್ಚಯಿಸಿಕೊಂಡಿದ್ದ ಸಹಭಾಗಿಗಳನ್ನು ಕಂಡಾಗ, "ಓ ನಮ್ಮ ಪ್ರಭೂ, ನಿನ್ನನ್ನು ಬಿಟ್ಟು ನಾವು ಪ್ರಾರ್ಥಿಸುತ್ತಿದ್ದ ಸಹಭಾಗಿಗಳು ಇವರೇ" ಎಂದು ಹೇಳುವರು. ಆಗ ಅವರ ಆ ಆರಾಧ್ಯರು, "ನೀವು ಸುಳ್ಳುಗಾರರು"²⁶ ಎಂದು ನಿಖರವಾಗಿ ಉತ್ತರ ಕೊಡುವರು.

وَإِذَا سَأَلَ الَّذِينَ أَشْرَكُوا شُرَكَاءَهُمْ قَالُوا رَبَّنَا هَؤُلَاءِ شُرَكَائُنَا الَّذِينَ كُنَّا نَدْعُوا مِنْ دُونِكَ قَالِقَوْلِ الْيَوْمِ الْقَوْلِ إِنَّكُمْ لَكَاذِبُونَ ﴿٨٦﴾

87. ಆಗ ಇವರೆಲ್ಲರೂ ಅಲ್ಲಾಹನ ಮುಂದೆ ಶರಣು ಹೋಗುವರು ಮತ್ತು ಈ ಲೋಕದಲ್ಲಿ ಮಾಡುತ್ತಿದ್ದ ಅವರ ಸುಳ್ಳು ಸೃಷ್ಟನೆಗಳೆಲ್ಲ ಮಾಯವಾಗಿ ಹೋಗುವುವು.

وَالْقَوْلُ إِلَى اللَّهِ يَوْمَئِذٍ السَّلَامُ وَصَلَّى عَنْهُمْ مِمَّا كَانُوا يَفْتَرُونَ ﴿٨٧﴾

88. ಸ್ವತಃ 'ಸತ್ಯನಿಷೇಧ' ಮಾರ್ಗವನ್ನು ಕೈಗೊಂಡವರಿಗೂ ಇತರರನ್ನು ಅಲ್ಲಾಹನ ಮಾರ್ಗದಿಂದ ತಡೆದವರಿಗೂ ಅವರು ಇಹಲೋಕದಲ್ಲಿ ಮಾಡುತ್ತಿದ್ದ ಕಿಡಿಗೇಡಿತನದ ಪ್ರತಿಫಲವಾಗಿ ನಾವು ಯಾತನೆಯ ಮೇಲೆ ಯಾತನೆ ಕೊಡುವೆವು.

الَّذِينَ كَفَرُوا وَصَدُّوا عَنْ سَبِيلِ اللَّهِ زِدْنَاهُمْ عَذَابًا آتُونَ الْعَذَابِ بِمَا كَانُوا يُفْسِدُونَ ﴿٨٨﴾

89. (ಓ ಪೈಗಂಬರರೇ, ಇವರಿಗೆ ಆ ದಿನದ ಬಗ್ಗೆ ಎಚ್ಚರಿಕೆ ನೀಡಿರಿ.) ಅಂದು ನಾವು ಪ್ರತಿಯೊಂದು ಸಮುದಾಯದಲ್ಲಿ ಅದರ ವಿರುದ್ಧ ಸಾಕ್ಷ್ಯ ಹೇಳುವ ಒಬ್ಬ ಸಾಕ್ಷಿದಾರನನ್ನು ಅದರೊಳಗಿಂದಲೇ ಎಬ್ಬಿಸುವೆವು ಮತ್ತು ಇವರ ವಿರುದ್ಧ ಸಾಕ್ಷ್ಯ ಹೇಳಲು

وَيَوْمَ نَبْعَثُ فِي كُلِّ أُمَّةٍ شَهِيدًا عَلَيْهِمْ مِنْ أَنْفُسِهِمْ وَجَدْنَا بِكَ شَهِيدًا عَلَى هَؤُلَاءِ وَتَرَكْنَا عَلَيْكَ الْكِتَابَ تَبْيَاكًا

25. ಅವರಿಗೆ ಸ್ಪಷ್ಟೀಕರಣದ ಅನುಮತಿ ನೀಡಲಾಗುವುದಿಲ್ಲವೆಂದು ಇದರ ಅರ್ಥವಲ್ಲ. ಬದಲಾಗಿ ಅವರ ಅಪರಾಧಗಳನ್ನು ಯಾವ ರೀತಿಯ ಸೃಷ್ಟನೆಗೂ ಆಸ್ಪದವಿಲ್ಲದಂತಹ ಸುವ್ಯಕ್ತವಾದ ಮತ್ತು ನಿರಾಕರಿಸಲು ಸಾಧ್ಯವಾಗದಂತಹ ಆಧಾರ ಪ್ರಮಾಣಗಳ ಮೂಲಕ ಸಾಬೀತು ಪಡಿಸಲಾಗುವುದು.

26. ಅರ್ಥಾತ್- ದೇವನನ್ನು ಬಿಟ್ಟು ನಮ್ಮನ್ನು ಕರೆದು ಪ್ರಾರ್ಥಿಸುವಂತೆ ನಾವೆಂದೂ ನಿಮಗೆ ಹೇಳಿರಲಿಲ್ಲ. ನಾವು ನಿಮ್ಮ ಕೃತ್ಯದ ಬಗ್ಗೆ ಸಂತುಷ್ಟರಾಗಿರಲಿಲ್ಲ. ಮಾತ್ರವಲ್ಲ ನೀವು ನಮ್ಮನ್ನು ಪ್ರಾರ್ಥಿಸುತ್ತಿರುವ ಬಗ್ಗೆ ನಮಗೆ ತಿಳುವಳಿಕೆಯೇ ಇರಲಿಲ್ಲ.

ನಾವು ನಿಮ್ಮನ್ನು ತರುವೆವು. (ಆ ಸಾಕ್ಷ್ಯಕ್ಕೆ ಪೂರ್ವ ಸಿದ್ಧತೆಯಾಗಿಯೇ) ನಾವು ನಿಮಗೆ ಈ ಗ್ರಂಥವನ್ನು ಅವತೀರ್ಣಗೊಳಿಸಿದ್ದೇವೆ. ಇದು ಪ್ರತಿಯೊಂದು ವಸ್ತುವನ್ನು ಸುವ್ಯಕ್ತವಾಗಿ ವಿವರಿಸುವಂತಹದೂ ಆಚ್ಚಾನುಸರಣೆ ಮಾಡುವವರಿಗೆ ಮಾರ್ಗದರ್ಶನವೂ ಕೃಪೆಯೂ ಸುವಾರ್ತೆಯೂ ಆಗಿರುತ್ತದೆ.

90. ಅಲ್ಲಾಹ್ ನ್ಯಾಯ, ಪರೋಪಕಾರ ಹಾಗೂ ಆಪ್ತೇಷ್ವರ ಬಗ್ಗೆ ಸೌಜನ್ಯದ ಆಜ್ಞೆ ನೀಡುತ್ತಾನೆ ಮತ್ತು ಅಶ್ಶೀಲ ಕಾರ್ಯ, ದುಷ್ಟತ್ವ, ಅಕ್ರಮ, ಅತ್ಯಾಚಾರಗಳನ್ನು ನಿಷೇಧಿಸುತ್ತಾನೆ. ನೀವು ಜಾಗೃತರಾಗಲಿಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಾನೆ.

91. ನೀವು ಅಲ್ಲಾಹನೊಡನೆ ಕರಾರು ಮಾಡಿಕೊಂಡಿದ್ದರೆ ಅದನ್ನು ಪಾಲಿಸಿರಿ. ನೀವು ಅಲ್ಲಾಹನನ್ನು ನಿಮ್ಮ ಮೇಲೆ ಸಾಕ್ಷ್ಯ ನಿಲ್ಲಿಸಿಕೊಂಡು ಮಾಡಿದ ಪ್ರತಿಜ್ಞೆಗಳನ್ನು ಮುರಿಯಬೇಡಿರಿ. ನಿಶ್ಚಯವಾಗಿಯೂ ನಿಮ್ಮ ಸಕಲ ಕರ್ಮಗಳನ್ನೂ ಅಲ್ಲಾಹನು ತಿಳಿದಿರುತ್ತಾನೆ.

92. ತಾನೇ ಶ್ರಮವಹಿಸಿ ನೂಲು ನೂತು ಅನಂತರ ತಾನೇ ಅದನ್ನು ತುಂಡು ತುಂಡಾಗಿ ಸ್ತ್ರೀಯಂತೆ ನಿಮ್ಮ ಸ್ಥಿತಿ ಆಗಬಾರದು. ಒಂದು ಜನಾಂಗವು ಇನ್ನೊಂದು ಜನಾಂಗಕ್ಕಿಂತ ಹೆಚ್ಚು ಲಾಭ ಹೊಂದಲಿಕ್ಕಾಗಿ ನೀವು ನಿಮ್ಮ ಪ್ರತಿಜ್ಞೆಗಳನ್ನು ಪರಸ್ಪರ ವ್ಯವಹಾರಗಳಲ್ಲಿ ಕುಟಿಲತೆ ಹಾಗೂ ಧೂರ್ತತನದ ಸಾಧನವನ್ನಾಗಿ ಮಾಡುತ್ತೀರಿ. ವಸ್ತುತಃ ಅಲ್ಲಾಹನು ಈ ಪ್ರತಿಜ್ಞೆಗಳ ಮೂಲಕ ನಿಮ್ಮನ್ನು ಪರೀಕ್ಷೆಗೊಳಪಡಿಸುತ್ತಾನೆ ಮತ್ತು ಅವನು ಪುನರುತ್ಥಾನ ದಿನದಂದು ನಿಮ್ಮ ಎಲ್ಲಾ ಭಿನ್ನಾಭಿಪ್ರಾಯಗಳ ವಾಸ್ತವಿಕತೆಯನ್ನು ನಿಮ್ಮ ಮುಂದೆ ಪ್ರಕಟಗೊಳಿಸುವನು.

93. ಅಲ್ಲಾಹನ ಇಚ್ಛೆ ಇದಾಗಿರುತ್ತಿದ್ದರೆ (ನಿಮ್ಮೊಳಗೆ ಭಿನ್ನಾಭಿಪ್ರಾಯ ವಿರಬಾರದೆಂದಿರುತ್ತಿದ್ದರೆ) ಅವನು ನಿಮ್ಮೆಲ್ಲರನ್ನೂ ಒಂದೇ ಸಮುದಾಯವನ್ನಾಗಿ ಮಾಡಿಬಿಡುತ್ತಿದ್ದನು. ಆದರೆ ಅವನು ತನಗಿಷ್ಟ ಬಂದವರನ್ನು ಪಥಭ್ರಷ್ಟತೆಗೊಳಪಡಿಸುತ್ತಾನೆ ಮತ್ತು ತನಗಿಷ್ಟ ಬಂದವರಿಗೆ ಸನ್ಮಾರ್ಗವನ್ನು ತೋರುತ್ತಾನೆ ಮತ್ತು ಖಂಡಿತವಾಗಿಯೂ ನಿಮ್ಮ ಕರ್ಮಗಳ ಬಗ್ಗೆ ನಿಮ್ಮನ್ನು ವಿಚಾರಿಸಿಯೇ ತೀರಲಾಗುವುದು.

لِكُلِّ شَيْءٍ وَهُدًى وَرَحْمَةً وَبُشْرَى
لِلْمُسْلِمِينَ ﴿٩٠﴾

إِنَّ اللَّهَ يَأْمُرُ بِالْعَدْلِ وَالْإِحْسَانِ
وَإِيتَائِي ذِي الْقُرْبَىٰ وَيَنْهَىٰ عَنِ
الْفَحْشَاءِ وَالْمُنْكَرِ وَالْبَغْيِ يَعِظُكُمْ
لَعَلَّكُمْ تَذَكَّرُونَ ﴿٩١﴾

وَأَوْفُوا بِالْعَهْدِ إِنَّ إِذَا عَاهَدْتُمْ وَلَا
تَنْقُضُوا الْأَيْمَانَ بَعْدَ تَوْكِيدِهَا وَقَدْ
جَعَلْتُمُ اللَّهَ عَلَيْكُمْ كَفِيلًا إِنَّ اللَّهَ
يَعْلَمُ مَا تَعْمَلُونَ ﴿٩٢﴾

وَلَا تَكُونُوا كَالَّذِينَ نَقَضَتْ غُرَّتَهُمْ
بَعْدَ قُوَّةٍ أَنْكَاكًا تَتَّخِذُونَ أَيْمَانَكُمْ
دَخْلًا بَيْنَكُمْ أَنْ تَكُونَ أُمَّةٌ هِيَ
أَرْبَىٰ مِنْ أُمَّةٍ إِنَّمَا يَبْلُوكُمُ اللَّهُ
بِهِمْ وَلِيُبَيِّنَ لَكُمْ يَوْمَ الْقِيَامَةِ مَا
كُنْتُمْ فِيهِ تَخْتَلِفُونَ ﴿٩٣﴾

وَلَوْ شَاءَ اللَّهُ لَجَعَلَكُمْ أُمَّةً وَاحِدَةً
وَلَكِنْ يُضِلُّ مَنْ يَشَاءُ وَيَهْدِي مَنْ
يَشَاءُ وَلَكِنَّكُمْ لَتَمَعْمَلُونَ ﴿٩٣﴾

94. (ಓ ಮುಸ್ಲಿಮರೇ,) ನೀವು ನಿಮ್ಮ ಪ್ರತಿಜ್ಞೆಗಳನ್ನು ಪರಸ್ಪರರನ್ನು ವಂಚಿಸುವ ಸಾಧನವನ್ನಾಗಿ ಮಾಡಿಕೊಳ್ಳಬೇಡಿರಿ. ನಿಮ್ಮ ಪಾದಗಳು ಸ್ಥಿರಗೊಂಡ ಬಳಿಕ ಕಿತ್ತು ಹೋಗುವಂತಾಗಬಾರದು. ನೀವು ಜನರನ್ನು ಅಲ್ಲಾಹನ ಮಾರ್ಗದಿಂದ ತಡೆದ ಅಪರಾಧಕ್ಕಾಗಿ ಕೆಟ್ಟ ಪರಿಣಾಮವನ್ನು ಕಾಣುವಂತೆಯೂ ಘೋರ ಶಿಕ್ಷೆಯನ್ನು ಅನುಭವಿಸುವಂತೆಯೂ ಆಗಿಬಿಡಬಾರದು.²⁷

وَلَا تَتَّخِذُوا أَيْمَانَكُمْ دَخَالًا بَيْنَكُمْ
فَتَرْتَلِلَ قَدَمٌ بَعْدَ ثُبُوتِهَا وَتَذُوقُوا
السُّوءَ بِمَا صَدَدْتُمْ عَنْ سَبِيلِ اللَّهِ
وَلكُمْ عَذَابٌ عَظِيمٌ ﴿٩٤﴾

95. ಅಲ್ಲಾಹನೊಂದಿಗೆ ಮಾಡಿದ ಕರಾರನ್ನು ಅಲ್ಪಲಾಭಕ್ಕಾಗಿ ಮಾರಬೇಡಿರಿ. ನೀವು ತಿಳಿದಿದ್ದರೆ, ಅಲ್ಲಾಹನ ಬಳಿಯಲ್ಲಿರುವುದು ನಿಮಗೆ ಹೆಚ್ಚು ಉತ್ತಮ.

وَلَا تَشْتَرُوا بِعَهْدِ اللَّهِ ثَمَنًا قَلِيلًا إِنَّمَا
عِنْدَ اللَّهِ هُوَ خَيْرٌ لَّكُمْ إِن كُنْتُمْ تَعْلَمُونَ ﴿٩٥﴾

96. ನಿಮ್ಮಲ್ಲಿರುವುದೆಲ್ಲಾ ಖರ್ಚಾಗಿ ಹೋಗಲಿದೆ. ಅಲ್ಲಾಹನ ಬಳಿಯಲ್ಲಿರುವುದು ಮಾತ್ರ ಬಾಕಿ ಉಳಿದಿರುವುದು. ನಿಶ್ಚಯವಾಗಿಯೂ ನಾವು ಸಹನೆಯೊಂದಿಗೆ ಕಾರ್ಯವೆಸಗುವವರಿಗೆ ಅವರ ಪ್ರತಿಫಲವನ್ನು ಅವರ ಅತ್ಯುತ್ತಮ ಕರ್ಮಗಳಿಗನುಸಾರ ನೀಡುವೆವು.

مَا عِنْدَكُمْ يَنْفَدُ وَمَا عِنْدَ اللَّهِ بَاقٍ ط
وَلَنَجْزِيَنَ الَّذِينَ صَبَرُوا أَجْرَهُمْ
بِأَحْسَنِ مَا كَانُوا يَعْمَلُونَ ﴿٩٦﴾

97. ಪುರುಷನಾಗಿರಲಿ ಸ್ತ್ರೀ ಆಗಿರಲಿ ಯಾರು ಸತ್ಕರ್ಮವೆಸಗುವನೋ ಅವನು ಸತ್ಯವಿಶ್ವಾಸಿಯಾಗಿದ್ದರೆ ಅವನಿಗೆ ನಾವು ಇಹಲೋಕದಲ್ಲಿ ಪರಿಶುದ್ಧ ಜೀವನವನ್ನು ದಯಪಾಲಿಸುವೆವು ಮತ್ತು ಇಂತಹವರಿಗೆ (ಪರಲೋಕದಲ್ಲಿ) ಅವರ ಅತ್ಯುತ್ತಮ ಕರ್ಮಗಳಿಗನುಸಾರ ಪ್ರತಿಫಲ ನೀಡುವೆವು.

مَنْ عَمِلَ صَالِحًا مِّنْ ذَكَرٍ أَوْ أُنْثَى
وَ هُوَ مُؤْمِنٌ فَلَنُحْيِيَنَّهٗ حَيٰوةً طَيِّبَةً
وَلَنُجْزِيَنَّهُمْ أَجْرَهُمْ بِأَحْسَنِ مَا
كَانُوا يَعْمَلُونَ ﴿٩٧﴾

98. ನೀವು ಕುರ್ಆನನ್ನು ಪಠಿಸಲಾರಂಭಿಸುವಾಗ ಶಪಿತ ಶೈತಾನನಿಂದ ಅಲ್ಲಾಹನ ಅಭಯ ಯಾಚಿಸಿಕೊಳ್ಳಿರಿ.²⁸

فَإِذَا قَرَأْتَ الْقُرْآنَ فَاسْتَعِذْ بِاللَّهِ
مِنَ الشَّيْطَانِ الرَّجِيمِ ﴿٩٨﴾

99. ಸತ್ಯವಿಶ್ವಾಸವಿರಿಸುವವರ ಹಾಗೂ ತಮ್ಮ ಪ್ರಭುವಿನ ಮೇಲೆ ಭರವಸೆಯನ್ನಿರಿಸುವವರ ಮೇಲೆ ಅವನ ಹತೋಟಿ ಖಂಡಿತವಾಗಿಯೂ ಇಲ್ಲ.

إِنَّهُ لَيْسَ لَهُ سُلْطٰنٌ عَلَى الَّذِينَ آمَنُوا
وَعَلَىٰ رَأْسِهِمْ يَتَوَكَّلُونَ ﴿٩٩﴾

27. ಅರ್ಥಾತ್- ಒಬ್ಬ ವ್ಯಕ್ತಿ ಇಸ್ಲಾಮಿನ ಸತ್ಯತೆಯನ್ನು ಸಮ್ಮತಿಸಿದ ಬಳಿಕ ಕೇವಲ ನಿಮ್ಮ ಅನೀತಿಯನ್ನು ಕಂಡು ಧರ್ಮದಿಂದ ವಿಮುಖವಾಗುವಂತೆ ಆಗಬಾರದು. ಹೀಗೆ ಸತ್ಯವಿಶ್ವಾಸಿಗಳ ಕೂಟದಲ್ಲಿ ಅವನು ನೋಡಿದಂತಹ ವ್ಯಕ್ತಿಗಳು ಚಾರಿತ್ಯ ಮತ್ತು ವ್ಯವಹಾರದಲ್ಲಿ ಸತ್ಯನಿಷ್ಠೆಗಳಿಗಿಂತ ಭಿನ್ನರಲ್ಲ ಎಂಬುದನ್ನು ಗಮನಿಸಿ. ಅವನು ಸತ್ಯವಿಶ್ವಾಸಿಗಳ ಕೂಟದಲ್ಲಿ ಸೇರುವುದರಿಂದ ದೂರ ಉಳಿಯುವಂತಾಗಬಾರದು.

28. ಅರ್ಥಾತ್- ನಾಲಗೆಯಿಂದ "ಅವೂದು ಬಿಲ್ಹಾಹಿ ಮಿನಶೈತಾನಿರ್ರಜೀಮ್" ಎಂದು ಉಚ್ಚರಿಸಬೇಕೆಂದು ಮಾತ್ರವಲ್ಲ ಶೈತಾನನ ದಾರಿತಪ್ಪಿಸುವಂತಹ ಪ್ರಲೋಭನೆಗಳಿಂದ ತನ್ನನ್ನು ಸುರಕ್ಷಿತವಾಗಿರಿಸುವಂತೆ ಮನಃಪೂರ್ವಕವಾಗಿ ಅಲ್ಲಾಹನನ್ನು ಪ್ರಾರ್ಥಿಸಬೇಕು. ಏಕೆಂದರೆ ಈ ಗ್ರಂಥದಿಂದ ಮಾರ್ಗದರ್ಶನವನ್ನು ಪಡೆಯದವನು ಬೇರೆಯಿಂದಲೂ ಅದನ್ನು ಪಡೆಯಲಾರನು. ಈ ಗ್ರಂಥದಿಂದ ಪಥಭ್ರಷ್ಟತೆಯನ್ನು ಪಡೆದವನನ್ನು ಜಗತ್ತಿನ ಬೇರಾವ ಗ್ರಂಥವೂ ಪಥಭ್ರಷ್ಟತೆಯಿಂದ ರಕ್ಷಿಸಲಾರದು.

100. ಅವನನ್ನು ತಮ್ಮ ಸಂರಕ್ಷಕನನ್ನಾಗಿ ಮಾಡಿಕೊಂಡವರ ಮೇಲೆ ಮತ್ತು ಅವನ ವಂಚನೆಗೊಳಪಟ್ಟು 'ದೇವಸಹಭಾಗಿತ್ವ' ಮಾಡುವವರ ಮೇಲೆ ಮಾತ್ರ ಅವನ ಪ್ರಭಾವವಿರುತ್ತದೆ.

إِنَّمَا سُلْطٰنُهُ عَلَى الَّذِينَ يَتَوَكَّلُونَ
وَالَّذِينَ هُمْ بِهِ مُشْرِكُونَ ﴿١٠٠﴾

101. ನಾವು ಒಂದು 'ಸೂಕ್ತ'ದ ಸ್ಥಾನದಲ್ಲಿ ಇನ್ನೊಂದು 'ಸೂಕ್ತ'ವನ್ನು ಅವತೀರ್ಣಗೊಳಿಸಿದಾಗ ಏನನ್ನು ಅವತೀರ್ಣಗೊಳಿಸಬೇಕೆಂದು ಅಲ್ಲಾಹನೇ ಚೆನ್ನಾಗಿ ಬಲ್ಲನು-ಈ ಕುರ್ಆನನ್ನು ನೀವೇ ಸ್ವಯಂ ಸೃಷ್ಟಿಸುತ್ತೀರೆಂದು ಇವರು ಹೇಳುತ್ತಾರೆ. ವಾಸ್ತವದಲ್ಲಿ ಅವರಲ್ಲಿ ಅನೇಕರು ವಸ್ತುಸ್ಥಿತಿಯನ್ನು ಅರಿತಿರುವುದಿಲ್ಲ.

وَإِذَا بَدَّلْنَا آيَةً مَّكَانَ آيَةٍ وَاللَّهُ
أَعْلَمُ بِمَا يُنزِّلُ قَالُوا إِنَّمَا أَنْتَ
مُفْتَرٍ بَلْ أَكْثَرُهُمْ لَا يَعْلَمُونَ ﴿١٠١﴾

102. ವಿಶ್ವಾಸವಿರಿಸುವವರ ವಿಶ್ವಾಸವನ್ನು ಪರಿಪಕ್ವಗೊಳಿಸಲಿಕ್ಕಾಗಿಯೂ ಆಜ್ಞಾಪಾಲಕರಿಗೆ ಜೀವನದ ವ್ಯವಹಾರಗಳಲ್ಲಿ ನೇರ ಮಾರ್ಗವನ್ನು ತೋರಿಸಲಿಕ್ಕಾಗಿಯೂ ಅವರಿಗೆ ವಿಜಯ ಹಾಗೂ ಮೋಕ್ಷದ ಸುವಾರ್ತೆ ನೀಡಲಿಕ್ಕಾಗಿಯೂ ಇದನ್ನು (ರೂಹುಲ್‌ಕುದುಸ್) ಪವಿತ್ರಾತ್ಮನು ಯಥಾವತ್ತಾಗಿ ನನ್ನ ಪ್ರಭುವಿನ ಕಡೆಯಿಂದ ಅನುಕ್ರಮವಾಗಿ ಅವತೀರ್ಣಗೊಳಿಸಿದನೆಂದು ಹೇಳಿರಿ.²⁹

قُلْ نَزَّلَهُ رُوحُ الْقُدُسِ مِنْ رَبِّكَ
بِالْحَقِّ لِيُثَبِّتَ الَّذِينَ آمَنُوا وَهُدًى
وَبُشْرَى لِلْمُسْلِمِينَ ﴿١٠٢﴾

103. ಈ ವ್ಯಕ್ತಿಗೆ ಒಬ್ಬನು ಕಲಿಸಿಕೊಡುತ್ತಾನೆಂದು ನಿಮ್ಮ ಕುರಿತು ಇವರು ಹೇಳುತ್ತಾರೆಂದು ನಮಗೆ ಗೊತ್ತಿದೆ. ವಸ್ತುತಃ ಅವರ ಸಂಕೇತವು ಯಾರ ಕಡೆಗಿರುವುದೋ ಅವನ ಭಾಷೆ 'ಅರಬಿಯೇತರ' ಆಗಿದೆ ಮತ್ತು ಇದು ಸುಸ್ಪಷ್ಟ ಅರಬೀ ಭಾಷೆಯಾಗಿರುತ್ತದೆ.

وَلَقَدْ نَعَلْنَا أَنَّهُمْ يَقُولُونَ إِنَّمَا يُعَلِّمُهُ
بَشَرٌ لِّلسَّانِ الَّذِي يُلْحَدُونَ وَإِلَيْهِ
أَعْجَبُوا وَ هَذَا السَّانُ عَرَبِيٌّ مُبِينٌ ﴿١٠٣﴾

104. ವಾಸ್ತವದಲ್ಲಿ ಅಲ್ಲಾಹನ ಸೂಕ್ತಗಳಲ್ಲಿ ವಿಶ್ವಾಸವಿರಿಸದವರಿಗೆ ಅಲ್ಲಾಹನು ಎಂದೆಂದಿಗೂ ಸನ್ಮಾರ್ಗದರ್ಶನ ಮಾಡುವುದಿಲ್ಲ. ಇಂತಹವರಿಗೆ ವೇದನಾಯುಕ್ತ ಯಾತನೆ ಇದೆ.

إِنَّ الَّذِينَ لَا يُؤْمِنُونَ بِآيَاتِ اللَّهِ لَا
يَهْدِيهِمُ اللَّهُ وَلَهُمْ عَذَابٌ أَلِيمٌ ﴿١٠٤﴾

105. (ಪ್ರವಾದಿಯು ಸುಳ್ಳು ಮಾತುಗಳ ಸೃಷ್ಟನೆ ಮಾಡುವುದಿಲ್ಲ) ವಾಸ್ತವದಲ್ಲಿ ಅಲ್ಲಾಹನ ಸೂಕ್ತಗಳಲ್ಲಿ ವಿಶ್ವಾಸವಿರಿಸದವರೇ ಸುಳ್ಳು ಸೃಷ್ಟನೆ ಮಾಡುತ್ತಿದ್ದಾರೆ.³⁰ ನಿಜಕ್ಕೂ ಅವರೇ ಸುಳ್ಳುಗಾರರು.

إِنَّمَا يَفْتَرِي الْكَذِبَ الَّذِينَ لَا يُؤْمِنُونَ
بِآيَاتِ اللَّهِ وَأُولَٰئِكَ هُمُ الْكٰذِبُونَ ﴿١٠٥﴾

29. 'ರೂಹುಲ್ ಕುದುಸ್'ನ ಶಬ್ದಾರ್ಥ 'ಪವಿತ್ರಾತ್ಮ' ಅಥವಾ 'ಪರಿಶುದ್ಧ ಆತ್ಮ' ಎಂದಾಗಿದೆ. ಪಾರಿಭಾಷಿಕವಾಗಿ ಹ. ಜಿಬ್‌ರೀಲೋರಿಗೆ(ಅ) ಈ ಬಿರುದು ನೀಡಲಾಗಿದೆ. ಇಲ್ಲಿ ದಿವ್ಯವಾಣಿಯನ್ನು ತರುವ ದೇವಚರರ ಹೆಸರಿನ ಬದಲು ಅವರ ಬಿರುದನ್ನು ಉಪಯೋಗಿಸಿರುವುದರ ಉದ್ದೇಶ ಈ ವಾಣಿಯನ್ನು ತರುವ 'ಆತ್ಮ' ಮಾನವೀಯ ದೌರ್ಬಲ್ಯಗಳಿಂದ ಮುಕ್ತವಾಗಿದೆ. ಅದು ಬಹಳ ಪ್ರಾಮಾಣಿಕವಾಗಿ ಅಲ್ಲಾಹನ ಸಂದೇಶವನ್ನು ತಲಪಿಸುತ್ತದೆ ಎಂದು ಸಂಬೋಧಿತರಿಗೆ ಎಚ್ಚರಿಕೆ ನೀಡುವುದಾಗಿದೆ.

30. ಇನ್ನೊಂದು ರೀತಿಯಲ್ಲಿ ಇದನ್ನು ಹೀಗೆ ಭಾಷಾಂತರಿಸಬಹುದು, "ಅಲ್ಲಾಹನ ಸೂಕ್ತಗಳ ಮೇಲೆ ವಿಶ್ವಾಸವಿಡದವರು ಸುಳ್ಳಾದುತ್ತಾರೆ."

106. ಸತ್ಯವಿಶ್ವಾಸವನ್ನು ಸ್ವೀಕರಿಸಿಕೊಂಡ ಬಳಿಕ ನಿಷೇಧಿಸುವವನು (ಒಂದು ವೇಳೆ) ನಿರ್ಬಂಧಿಸಲ್ಪಟ್ಟಿದ್ದು ಅವನ ಹೃದಯವು ಈಮಾನಿನ ಬಗ್ಗೆ ಸಂತ್ಯಪ್ತವಾಗಿದ್ದರೆ (ಸರಿ) ಆದರೆ ಮನಸಾರೆ ಸತ್ಯನಿಷೇಧವನ್ನು ಸ್ವೀಕರಿಸಿದವನ ಮೇಲೆ ಅಲ್ಲಾಹನ ಪ್ರಕೋಪವಿದೆ. ಇಂತಹವರಿಗಲ್ಲಾ ಘೋರ ಯಾತನೆ ಇದೆ.³¹

مَنْ كَفَرَ بِاللَّهِ مِنْ بَعْدِ إِيمَانِهِ إِلَّا مَنْ
أُكْرِهَ وَقَلْبُهُ مُطْمَئِنٌّ بِالْإِيمَانِ وَلَكِنْ
مَنْ شَرَحَ بِالْكُفْرِ صَدْرًا فَعَلَيْهِمْ
عَذَابٌ مِّنَ اللَّهِ وَهُمْ عَذَابٌ عَظِيمٌ ﴿٣١﴾

107. ಇದೇಕೆಂದರೆ ಅವರು ಪರಲೋಕದ ಬದಲಾಗಿ ಇಹಲೋಕ ಜೀವನವನ್ನು ಮೆಚ್ಚಿದರು. ಅಲ್ಲಾಹನು ಸತ್ಯನಿಷೇಧಿಗಳಿಗೆ ಸನ್ಮಾರ್ಗದರ್ಶನವನ್ನೀಯುವುದಿಲ್ಲ.

ذَلِكَ بِأَنَّهُمْ اسْتَحَبُّوا الْحَيَاةَ الدُّنْيَا
عَلَى الْآخِرَةِ ۗ وَأَنَّ اللَّهَ لَا يَهْدِي الْقَوْمَ
الْكَافِرِينَ ﴿٣٢﴾

108. ಅಲ್ಲಾಹನು ಹೃದಯಗಳಿಗೂ ಶ್ರವಣಗಳಿಗೂ ದೃಷ್ಟಿಗಳ ಮೇಲೂ ಮುದ್ರೆ ಹಾಕಿದಂತಹವರಿವರು. ಇವರು ಅಲಕ್ಷ್ಯದಲ್ಲಿ ಮುಳುಗಿ ಬಿಟ್ಟಿದ್ದಾರೆ.

أُولَٰئِكَ الَّذِينَ طَبَعَ اللَّهُ عَلَىٰ قُلُوبِهِمْ
وَسَمِعِهِمْ وَأَبْصَارِهِمْ ۖ وَأُولَٰئِكَ
هُمُ الْغَافِلُونَ ﴿٣٣﴾

109. ಪರಲೋಕದಲ್ಲಿ ಇವರೇ ನಷ್ಟ ಹೊಂದುವವರೆಂಬುದರಲ್ಲಿ ಸಂಶಯವಿಲ್ಲ.³²

لَا جَزَاءَ لَهُمْ فِي الْآخِرَةِ هُمْ الْخٰسِرُونَ ﴿٣٤﴾

110. ಇದಕ್ಕೆ ವ್ಯತಿರಿಕ್ತವಾಗಿ ಕೆಲವರು(ಸತ್ಯವಿಶ್ವಾಸವನ್ನು ಸ್ವೀಕರಿಸಿದ್ದು ಕಾರಣಕ್ಕಾಗಿ) ಸತಾಯಿಸಲ್ಪಟ್ಟಾಗ ಅವರು ಮನೆಮಾರುಗಳನ್ನು ತೊರೆದರು, 'ವಲಸೆ' ಹೋದರು, ಅಲ್ಲಾಹನ ಮಾರ್ಗದಲ್ಲಿ ಕಷ್ಟ ಕಾರ್ಪಣ್ಯಗಳನ್ನು ಸಹಿಸಿದರು ಮತ್ತು ಸಹನೆಯಿಂದ ವರ್ತಿಸಿದರು. ಅವರ ಬಗ್ಗೆ ನಿಶ್ಚಯವಾಗಿಯೂ ನಿನ್ನ ಪ್ರಭು ಕ್ಷಮಾಶೀಲನೂ ಕರುಣೆ ತೋರುವವನೂ ಆಗಿರುತ್ತಾನೆ.

ثُمَّ إِنَّ رَبَّكَ لِلَّذِينَ هَاجَرُوا مِن بَعْدِ
مَا فُتِنُوا تُمَّ جَهْدًا وَصَبْرًا إِنَّ رَبَّكَ
مِن بَعْدِهَا لَعَفُورٌ رَّحِيمٌ ﴿٣٥﴾

111. ಪ್ರತಿಯೊಬ್ಬನೂ ತನ್ನ ರಕ್ಷಣೆಯ ಚಿಂತೆಯಲ್ಲೇ ಬಿದ್ದಿರುವ, ಪ್ರತಿಯೊಬ್ಬನಿಗೂ ಅವನ ಕರ್ಮದ ಫಲವನ್ನು ಪರಿಪೂರ್ಣ ಕೊಡಲಾಗುವ ಮತ್ತು ಯಾರ ಮೇಲೂ ಕಿಂಚಿತ್ತೂ ಅಕ್ರಮವಾಗದಿರುವ ದಿನ (ಇವರೆಲ್ಲರ ತೀರ್ಮಾನವಾಗುವುದು.)

يَوْمَ تَأْتِي كُلُّ نَفْسٍ تُجَادِلُ عَن نَّفْسِهَا وَ
تُوَفَّىٰ كُلُّ نَفْسٍ مَّا عَمِلَتْ وَهُمْ لَا يُظْلَمُونَ ﴿٣٦﴾

31. ಇದು ಆ ಕಾಲದಲ್ಲಿ ತೀವ್ರ ಸ್ವರೂಪದ ಅನ್ಯಾಯಗಳಿಗೆ ಈಡಾಗಿದ್ದ ಮುಸ್ಲಿಮರ ಕುರಿತು ಇರುವ ಸೂಕ್ತವಾಗಿದೆ. ಅವರನ್ನು ಸಹಿಸಲಸಾಧ್ಯವಾದ ಯಾತನೆಗಳ ಮೂಲಕ ಸತ್ಯನಿಷೇಧ ಕೈಗೊಳ್ಳಲು ನಿರ್ಬಂಧಿಸಲಾಗುತ್ತಿತ್ತು. ಯಾವುದಾದರೂ ಸಂದರ್ಭದಲ್ಲಿ ಅಕ್ರಮಗಳಿಂದ ನಿರ್ಬಂಧಿತರಾಗಿ ನಾಲಗೆಯಿಂದ ಸತ್ಯನಿಷೇಧದ ವಚನ ಹೊರಡಿಸಿ, ನಿಮ್ಮ ಹೃದಯದ ವಿಶ್ವಾಸ ಸತ್ಯನಿಷೇಧದಿಂದ ಮುಕ್ತವಾಗಿದ್ದರೆ ನಿಮಗೆ ಕ್ಷಮೆ ನೀಡಲಾಗುವುದು ಎಂದು ಅವರೊಡನೆ ಹೇಳಲಾಗುತ್ತಿದೆ. ಆದರೆ ಮನಃಪೂರ್ವಕವಾಗಿ ನೀವು ಸತ್ಯನಿಷೇಧವನ್ನೇ ನೆಚ್ಚಿಕೊಂಡರೆ, ಲೌಕಿಕ ಜೀವನದಲ್ಲಿ ನೀವು ಪ್ರಾಣ ಉಳಿಸಿಕೊಳ್ಳಬಹುದು. ಆದರೆ ದೇವನ ಶಿಕ್ಷೆಯಿಂದ ನೀವು ಸುರಕ್ಷಿತವಾಗಿ ಉಳಿಯಲಾರಿರಿ.

32. ಸತ್ಯವಿಶ್ವಾಸದ ಹಾದಿ ದುರ್ಗಮವಾದುದೆಂದು ಭಾವಿಸಿ ಆ ಬಗ್ಗೆ ಪಶ್ಚಾತ್ತಾಪ ಪಟ್ಟು ತಮ್ಮ ಸತ್ಯನಿಷೇಧಿ ಅಥವಾ ಬಹುದೇವಾರಾಧಕ ಸಮುದಾಯದೊಂದಿಗೆ ಹೋಗಿ ಸೇರಿದ್ದ ಜನರ ಕುರಿತು ಈ ಮಾತು ಹೇಳಲಾಗಿದೆ.

112. ಅಲ್ಲಾಹನು ಒಂದು ನಾಡಿನ ಉಪಮೆ ಕೊಡುತ್ತಾನೆ. ಅದು ಶಾಂತಿಯೊಂದಿಗೆ ಸಂತ್ರಪ್ತ ಜೀವನ ಸಾಗಿಸುತ್ತಿತ್ತು ಮತ್ತು ಎಲ್ಲ ಕಡೆಗಳಿಂದಲೂ ಅದಕ್ಕೆ ಹೇರಳ ಜೀವನಾಧಾರ ದೊರಕುತ್ತಿತ್ತು. ಆಗಲೇ ಅದು ಅಲ್ಲಾಹನ 'ಕೊಡುಗೆ'ಗಳನ್ನು ನಿಷೇಧಿಸಲಾರಂಭಿಸಿತು. ಆಗ ಅಲ್ಲಾಹನು ಅದರ ನಿವಾಸಿಗಳಿಗೆ ಅವರ ದುಷ್ಟತ್ಯಗಳ ಸವಿಯನ್ನು ತೋರಿಸಿದುದು ಹೇಗೆಂದರೆ, ಹಸಿವೆ ಮತ್ತು ಭಯ ಅವರನ್ನು ಆವರಿಸಿದುವು.

وَضَرَبَ اللَّهُ مَثَلًا قَرْيَةً كَانَتْ آمِنَةً
مُطْمَئِنَّةً يَأْتِيهَا رِزْقُهَا رَغَدًا مِنْ كُلِّ
مَكَانٍ فَكَفَرَتْ بِأَنْعُمِ اللَّهِ فَأَذَاتَهَا اللَّهُ
لِبَاسَ الْجُوعِ وَالْخَوْفِ بِمَا كَانُوا يَصْنَعُونَ ﴿١١٢﴾

113. ಅವರ ಬಳಿಗೆ ಅವರ ಜನಾಂಗದಿಂದಲೇ ಓರ್ವ ರಸೂಲ್ ಬಂದರು. ಆದರೆ, ಅವರು ಅವರನ್ನು (ರಸೂಲರನ್ನು) ಸುಳ್ಳಾಗಿಸಿದರು. ಕೊನೆಗೆ ಅವರು ಅಕ್ರಮಿಗಳಾಗಿದ್ದ ಸ್ಥಿತಿಯಲ್ಲಿ ಯಾತನೆಯು ಅವರ ಮೇಲೆರಗಿತು.³³

وَلَقَدْ جَاءَهُمْ رَسُولٌ مِنْهُمْ فَكَذَّبُوهُ
فَأَخَذَهُمُ الْعَذَابُ وَهُمْ ظَالِمُونَ ﴿١١٣﴾

114. ಆದುದರಿಂದ ಓ ಜನರೇ! ನೀವು ನಿಜಕ್ಕೂ ಅಲ್ಲಾಹನ ದಾಸ್ಯ-ಆರಾಧನೆ ಮಾಡುವವರಾಗಿದ್ದರೆ ಅಲ್ಲಾಹನು ನಿಮಗೆ ದಯಪಾಲಿಸಿರುವ 'ಧರ್ಮಸಮ್ಮತ' ಹಾಗೂ ಶುದ್ಧವಾದ ಆಹಾರವನ್ನು ಉಣ್ಣಿರಿ ಮತ್ತು ಅಲ್ಲಾಹನ 'ಕೊಡುಗೆ'ಗೆ ಕೃತಜ್ಞತೆ ಸಲ್ಲಿಸಿರಿ.

فَكُلُوا مِمَّا رَزَقَكُمُ اللَّهُ حَلَلًا طَيِّبًا
وَاشْكُرُوا نِعْمَتَ اللَّهِ إِنْ كُنْتُمْ
إِيَّاهُ تَعْبُدُونَ ﴿١١٤﴾

115. ಅಲ್ಲಾಹನು ನಿಮಗೆ 'ನಿಷಿದ್ಧ'ಗೊಳಿಸಿದವುಗಳು ಇವು- ಶವ, ರಕ್ತ, ಹಂದಿಮಾಂಸ ಮತ್ತು ಅಲ್ಲಾಹನ ಹೊರತು ಇತರರ ನಾಮೋಚ್ಚಾರ ಮಾಡಲ್ಪಟ್ಟ ಪ್ರಾಣಿ. ಆದರೆ ಯಾರಾದರೂ ಹಸಿವೆಯಿಂದ ವಿವಶನಾಗಿ, ಅಲ್ಲಾಹನ ಕಾನೂನನ್ನು ಉಲ್ಲಂಘಿಸುವ ಅಪೇಕ್ಷೆ ಇಲ್ಲದೆ, ಅತ್ಯಾವಶ್ಯಕತೆಯ ಮೇರೆ ಮೀರದೆ, ಆ ವಸ್ತುಗಳಿಂದ ಒಂದಿಷ್ಟು ಸೇವಿಸಿದರೆ, ನಿಶ್ಚಯವಾಗಿಯೂ ಅಲ್ಲಾಹನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

إِنَّمَا حَرَّمَ عَلَيْكُمُ الْمَيْتَةَ وَالدَّمَ
وَلَحْمَ الْخِنزِيرِ وَمَا أُهْلِيَ لِعَظْمِ اللَّهِ
فَمَنْ اضْطُرَّ غَيْرَ بَاغٍ وَلَا عَادٍ فَإِنَّ
اللَّهَ غَفُورٌ رَحِيمٌ ﴿١١٥﴾

116. ಇದು 'ಧರ್ಮಸಮ್ಮತ', ಇದು 'ನಿಷಿದ್ಧ'³⁴ ಎಂದು ನಿಮ್ಮ ನಾಲಿಗೆಗಳು ಸುಳ್ಳು ವಿಧಿಗಳನ್ನು ಹೇಳುತ್ತಿವೆ. ಇಂತಹ ವಿಧಿಗಳನ್ನು

وَلَا تَقُولُوا لِمَا تَصِفُ أَلْسِنَتُكُمُ الْكُذِبَ
هَذَا حَلَلٌ وَهَذَا حَرَامٌ لِيَتَفَتَرُوا عَلَى

33. ಹ. ಇಬ್ನ್ ಅಬ್ದುಸ್ಸಾರ(ರ) ಪ್ರಕಾರ ಇಲ್ಲಿ ಹೆಸರೆತ್ತದೆ ಸೂಚ್ಯವಾಗಿ ಮಕ್ಕಾದ ಕುರಿತೇ ಈ ಮಾತು ಹೇಳಲಾಗಿದೆ. ಇಲ್ಲಿ ಪ್ರಸ್ತಾಪಿಸಲಾಗಿರುವ ಭಯ ಮತ್ತು ಹಸಿವೆಯ ಸಂಕಷ್ಟವೆಂದರೆ ಪ್ರವಾದಿವರ್ಯರ(ಸ) ಪ್ರವಾದಿತ್ವದ ನಂತರ ಒಂದು ಅವಧಿಯ ತನಕ ಮಕ್ಕಾದ ಜನರಿಗೆ ಬಾಧಿಸಿದ ಬರವಾಗಿದೆ.

34. ಧರ್ಮಸಮ್ಮತ ಅಥವಾ ನಿಷಿದ್ಧಗೊಳಿಸುವ ಹಕ್ಕು ಯಾರಿಗೂ ಇಲ್ಲ ಎಂದು ಈ ಸೂಕ್ತ ಸ್ಪಷ್ಟಪಡಿಸುತ್ತದೆ. ಸಿಂಧು-ಅಸಿಂಧುಗಳ ಬಗ್ಗೆ ತೀರ್ಮಾನ ಮಾಡುವಂತಹ ಧರ್ಮವನ್ನು ತೋರುವವನು ವಾಸ್ತವದಲ್ಲಿ ಸೀಮೋಲ್ಲಂಘನೆ ಮಾಡುವವನಾಗಿದ್ದಾನೆ. ದೇವಕಾನೂನನ್ನು ಆಧಾರವಾಗಿರಿಸಿ ಅದರ ಆದೇಶಗಳ ಆಧಾರದಲ್ಲಿ ಇದು ಸಿಂಧು, ಇದು ಅಸಿಂಧು ಎಂದು ತೀರ್ಮಾನ ಮಾಡುವುದಿದ್ದರೆ ಅಡ್ಡಿಯಿಲ್ಲ. ಸ್ವತಂತ್ರವಾಗಿ ಸಿಂಧು-ಅಸಿಂಧುಗಳನ್ನು ಗೊತ್ತು ಪಡಿಸಿಕೊಳ್ಳುವುದನ್ನು ಅಲ್ಲಾಹನ ಮೇಲೆ

<p>ಹೇಳಿ ಅಲ್ಲಾಹನ ಮೇಲೆ ಸುಳ್ಳು ಸೃಷ್ಟಿಸಬೇಡಿರಿ. ಅಲ್ಲಾಹನ ಮೇಲೆ ಸುಳ್ಳನ್ನು ಹೊರಿಸುವವರು ಎಂದಿಗೂ ಯಶಸ್ವಿಗಳಾಗುವುದಿಲ್ಲ.</p>	<p>اللَّهُ الْكَذِبُ إِنَّ الَّذِينَ يَفْتَرُونَ عَلَى اللَّهِ الْكَذِبَ لَا يُفْلِحُونَ ﴿١٦٦﴾</p>
<p>117. ಲೌಕಿಕ ಸುಖ ಭೋಗ ಕೇವಲ ಅಲ್ಲಾವಧಿಯದು. ಕೊನೆಗೆ ಅವರಿಗೆ ವೇದನಾತ್ಮಕ ಯಾತನೆ ಇರುವುದು.</p>	<p>مَتَاعٌ قَلِيلٌ وَلَهُمْ عَذَابٌ أَلِيمٌ ﴿١٦٧﴾</p>
<p>118. ನಾವು ನಿಮ್ಮೊಡನೆ ಈ ಮುಂಚೆ ಪ್ರಸ್ತಾಪಿಸಿದ ವಸ್ತುಗಳನ್ನು ಮುಖ್ಯವಾಗಿ ಯಹೂದಿಯರಿಗೆ ನಿಷಿದ್ಧಗೊಳಿಸಿದ್ದೆವು. ಇದು ಅವರ ಮೇಲೆ ನಮ್ಮ ಅಕ್ರಮವಾಗಿರಲಿಲ್ಲ. ನಿಜವಾಗಿ ಅವರೇ ಸ್ವತಃ ತಮ್ಮ ಮೇಲೆ ಅಕ್ರಮವೆಸಗಿಕೊಳ್ಳುತ್ತಿದ್ದರು.</p>	<p>وَعَلَى الَّذِينَ هَادُوا حَرَّمْنَا مَا قَصَصْنَا عَلَيْكَ مِنْ قَبْلُ وَمَا ظَلَمْنَاهُمْ وَلَكِنْ كَانُوا أَنْفُسَهُمْ يَظْلِمُونَ ﴿١٦٨﴾</p>
<p>119. ಆದರೆ ಅಜ್ಞಾನದಿಂದಾಗಿ ದುಷ್ಕರ್ಮಗಳನ್ನು ಮಾಡಿ ಅನಂತರ ಪಶ್ಚಾತ್ತಾಪ ಪಟ್ಟು ತಮ್ಮ ಕರ್ಮಗಳನ್ನು ಸರಿಪಡಿಸಿಕೊಂಡರೆ ನಿಶ್ಚಯವಾಗಿಯೂ ಪಶ್ಚಾತ್ತಾಪ ಮತ್ತು ಸಂಸ್ಕಾರದ ಅನಂತರ ನಿಮ್ಮ ಪ್ರಭು ಅವರ ಮೇಲೆ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.</p>	<p>ثُمَّ إِنَّ رَبَّكَ لِلَّذِينَ عَمِلُوا السُّوءَ بِجَهَالَةٍ ثُمَّ تَابُوا مِنْ بَعْدِ ذَلِكَ وَأَصْلَحُوا إِنَّ رَبَّكَ مِنْ بَعْدِهَا لَعَفُورٌ رَحِيمٌ ﴿١٦٩﴾</p>
<p>120. ವಾಸ್ತವದಲ್ಲಿ ಇಬ್‌ರಾಹೀಮ್ ಸ್ವಯಂ ತಾನೇ ಒಂದು ಸಮುದಾಯವಾಗಿದ್ದರು. ಅಲ್ಲಾಹನ ಆಜ್ಞಾನುಸಾರಿ ಮತ್ತು ಏಕನಿಷ್ಠ (ರಾಗಿದ್ದರು.) ಅವರೆಂದೂ 'ಬಹುದೇವವಿಶ್ವಾಸಿ' ಆಗಿರಲಿಲ್ಲ.</p>	<p>إِنَّ إِبْرَاهِيمَ كَانَ أُمَّةً قَانِتًا لِلَّهِ حَنِيفًا وَكَانَ مِنْ الْمُشْرِكِينَ ﴿١٧٠﴾</p>
<p>121. ಅಲ್ಲಾಹನ ಕೊಡುಗೆಗಳಿಗೆ ಕೃತಜ್ಞತೆ ಸಲ್ಲಿಸುವವರಾಗಿದ್ದರು. ಅಲ್ಲಾಹನು ಅವರನ್ನು ಆಯ್ದುಕೊಂಡನು ಮತ್ತು ನೇರ ಮಾರ್ಗವನ್ನು ತೋರಿಸಿದನು.</p>	<p>شَاكِرًا لِأَنْعُمِهِ إِجْتَبَاهُ وَهَدَاهُ إِلَى صِرَاطٍ مُسْتَقِيمٍ ﴿١٧١﴾</p>
<p>122. ನಾವು ಇಹಲೋಕದಲ್ಲಿ ಅವರಿಗೆ ಒಳಿತನ್ನು ದಯಪಾಲಿಸಿದೆವು ಮತ್ತು ಪರಲೋಕದಲ್ಲಿ ಅವರು ನಿಶ್ಚಯವಾಗಿಯೂ ಸಜ್ಜನರಲ್ಲಾಗಿರುವರು.</p>	<p>وَأَتَيْنَاهُ فِي الدُّنْيَا حَسَنَةً وَإِنَّا فِي الْآخِرَةِ لَمِنَ الصَّالِحِينَ ﴿١٧٢﴾</p>

ಸುಳ್ಳಾರೋಪ ಹೊರಿಸುವುದು ಎಂದು ಹೇಳಲಾಗಿದೆ. ಏಕೆಂದರೆ ಅಲ್ಲಾಹನ ಗ್ರಂಥದ ಆಧಾರದಿಂದ ಮುಕ್ತವಾಗಿ ಅವನು ಕೊಡುವ ಆದೇಶದಲ್ಲಿ ಎರಡು ಅಂಶಗಳಿರಲು ಸಾಧ್ಯ. ಒಂದೋ ತಾನು ಯಾವುದನ್ನು ಸಿಂಧು ಅಥವಾ ಅಸಿಂಧುವೆಂದು ಹೇಳುತ್ತಿದ್ದೇನೋ ಅದನ್ನು ಅಲ್ಲಾಹನೇ ಸಿಂಧು-ಅಸಿಂಧುಗೊಳಿಸಿದ್ದಾನೆ ಎಂದು ಅವನು ಹೇಳುತ್ತಾನೆ. ಇಲ್ಲವೇ ಅಲ್ಲಾಹನು, ಧರ್ಮಸಮ್ಮತ ಮತ್ತು ನಿಷಿದ್ಧ ಗೊಳಿಸುವಂತಹ ಕರ್ತವ್ಯದಿಂದ ಮುಕ್ತನಾಗಿ ಮನುಷ್ಯನನ್ನು ತನ್ನಿಚ್ಛೆಯ ಕಾನೂನು ರಚಿಸಲು ಸ್ವತಂತ್ರವಾಗಿ ಬಿಟ್ಟು ಬಿಡುತ್ತಾನೆ ಎಂದು ಹೇಳುತ್ತಾನೆ. ಈ ಪೈಕಿ ಅವನು ಯಾವುದನ್ನು ವಾದಿಸಿದರೂ ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸುವುದಕ್ಕೆ ಸಮಾನವಾಗಿದೆ.

123. ಅನಂತರ ನೀವು ಏಕನಿಷ್ಠರಾಗಿ ಇಬ್ಬರಾಹಿಮರ ಪಥದಲ್ಲಿ ನಡೆಯಲಿಕ್ಕಾಗಿ ನಾವು ನಿಮ್ಮ ಕಡೆಗೆ 'ದಿವ್ಯವಾಣಿ' ಕಳುಹಿಸಿದೆವು ಮತ್ತು ಅವರು 'ಬಹುದೇವವಿಶ್ವಾಸಿಗಳಲ್ಲಾಗಿರಲಿಲ್ಲ.

ثُمَّ أَوْحَيْنَا إِلَيْكَ أَنْ اتَّبِعْ مِلَّةَ إِبْرَاهِيمَ
حَنِيفًا ۚ وَمَا كَانَ مِنَ الْمُشْرِكِينَ ﴿١٢٣﴾

124. 'ಸಬ್ತ'ನ ವಿಷಯ, ಅದನ್ನು ನಾವು ಅದರ ವಿಧಿಗಳ ಕುರಿತು ಭಿನ್ನಾಭಿಪ್ರಾಯ ತಾಳಿದವರ ಮೇಲೆ ಹೇರಿದ್ದೆವು ಮತ್ತು ನಿಶ್ಚಯವಾಗಿಯೂ ಅವರು ಭಿನ್ನಾಭಿಪ್ರಾಯ ಹೊಂದಿದ್ದ ಎಲ್ಲ ವಿಷಯಗಳನ್ನು ನಿಮ್ಮ ಪ್ರಭು ಪುನರುತ್ಥಾನ ದಿನ ತೀರ್ಮಾನಿಸಿ ಬಿಡುವನು.

إِنَّمَا جُعِلَ السَّبْتُ عَلَى الَّذِينَ اخْتَلَفُوا
فِيهِ وَإِنَّ رَبَّكَ لَيَحْكُمُ بَيْنَهُمْ يَوْمَ
الْقِيَامَةِ فِيمَا كَانُوا فِيهِ يَخْتَلِفُونَ ﴿١٢٤﴾

125. ಓ ಪೈಗಂಬರರೇ, ಯುಕ್ತಿ ಹಾಗೂ ಸದುಪದೇಶದ ಮೂಲಕ ನಿಮ್ಮ ಪ್ರಭುವಿನ ಮಾರ್ಗಕ್ಕೆ ಜನರನ್ನು ಆಹ್ವಾನಿಸಿರಿ ಮತ್ತು ಜನರೊಂದಿಗೆ ಅತ್ಯುತ್ತಮ ರೀತಿಯಿಂದ ವಾದಿಸಿರಿ. ಯಾರು ಅವನ ಮಾರ್ಗದಿಂದ ಭ್ರಷ್ಟನಾಗಿದ್ದಾನೆ ಮತ್ತು ಯಾರು ನೇರ ಮಾರ್ಗದಲ್ಲಿದ್ದಾನೆಂಬುದನ್ನು ನಿಮ್ಮ ಪ್ರಭುವೇ ಚೆನ್ನಾಗಿ ಬಲ್ಲನು.

أُدْعُ إِلَى سَبِيلِ رَبِّكَ بِالْحُكْمِ وَالنُّوعِظَةِ
الْحَسَنَةِ ۚ وَجَادِلْهُمْ بِالَّتِي هِيَ أَحْسَنُ ۚ إِنَّ
رَبَّكَ هُوَ أَعْلَمُ بِمَنْ ضَلَّ عَنْ سَبِيلِهِ
وَهُوَ أَعْلَمُ بِالْمُهْتَدِينَ ﴿١٢٥﴾

126. ನೀವು ಪ್ರತೀಕಾರವೆಸಗುವುದಿದ್ದರೆ ನಿಮ್ಮ ಮೇಲೆ ಅತಿರೇಕವೆಸಗಲಾಗಿದ್ದಷ್ಟು ಮಾತ್ರ ಎಸಗಿರಿ. ಆದರೆ, ನೀವು ತಾಳ್ಮೆ ವಹಿಸಿದರೆ ನಿಶ್ಚಯವಾಗಿಯೂ ಇದು ಸಹನಶೀಲರಿಗೆ ಅತ್ಯುತ್ತಮ.

وَإِنْ عَاقَبْتُمْ فَعَاقِبُوا بِمِثْلِ مَا عُوِّقْتُمْ
بِهِ ۚ وَلَئِنْ صَبَرْتُمْ لَهُوَ خَيْرٌ لِلصَّابِرِينَ ﴿١٢٦﴾

127. ಓ ಪೈಗಂಬರರೇ, ಸಹನೆಯೊಂದಿಗೆ ಕಾರ್ಯವೆಸಗುತ್ತಲೇ ಸಾಗಿರಿ ಮತ್ತು ನಿಮ್ಮ ಈ ಸಹನೆ ಅಲ್ಲಾಹನ ಅನುಗ್ರಹದಿಂದಲೇ ಇದೆ. ಅವರ ಚಟುವಟಿಕೆಗಳ ಬಗ್ಗೆ ಖೇದಿಸಬೇಡಿರಿ ಮತ್ತು ಅವರ ಕುತಂತ್ರಗಳಿಂದ ಧೈರ್ಯಗುಂದಬೇಡಿರಿ.

وَاصْبِرْ ۚ وَمَا صَبْرُكَ إِلَّا بِاللَّهِ ۚ وَلَا تَحْزَنْ
عَلَيْهِمْ ۚ وَلَا تَكُنْ فِي ضَلٰٓئِفٍ مِّمَّا يَمْكُرُونَ ﴿١٢٧﴾

128. ನಿಶ್ಚಯವಾಗಿಯೂ ಅಲ್ಲಾಹನು ದೇವಭಯದೊಂದಿಗೆ ವರ್ತಿಸುವವರ ಹಾಗೂ ಸೌಜನ್ಯ ನೀತಿಯನ್ನನುಸರಿಸುವವರ ಸಂಗಡ ವಿದ್ವಾನೆ.

إِنَّ اللَّهَ مَعَ الَّذِينَ اتَّقَوْا وَالَّذِينَ هُمْ
مُحْسِنُونَ ﴿١٢٨﴾

(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. *ತನ್ನ ಕೆಲವು ನಿದರ್ಶನಗಳನ್ನು ತೋರಿಸಿಕೊಡಲಿಕ್ಕಾಗಿ ತನ್ನ ದಾಸನನ್ನು ಒಂದು ರಾತ್ರಿ 'ಮಸ್ಜಿದುಲ್ ಹರಾಮ್'ನಿಂದ, ನಾವು ಪರಿಸರವನ್ನು ಸಮೃದ್ಧಗೊಳಿಸಿರುವಂತಹ 'ಅಕ್ಬಾ' ಮಸೀದಿಯ ತನಕ ಕೊಂಡು ಹೋದವನು ಪರಮ ಪಾವನನು.¹ ನಿಶ್ಚಯ ವಾಗಿಯೂ ಅವನು ಸರ್ವಶ್ರುತನೂ ಸರ್ವವೀಕ್ಷಕನೂ ಆಗಿರುತ್ತಾನೆ.
2. ನಾವು ಇದಕ್ಕೆ ಮುಂಚೆ ಮೂಸಾರಿಗೆ ಗ್ರಂಥ ನೀಡಿದ್ದೆವು ಮತ್ತು ನನ್ನ ಹೊರತು ಇನ್ನಾರನ್ನೂ ನಿಮ್ಮ ಕಾರ್ಯನಿರ್ವಾಹಕನಾಗಿ²

بِسْمِ اللَّهِ الرَّحْمَنِ الرَّحِيمِ

سُبْحَانَ الَّذِي أَسْرَى بِعَبْدِهِ لَيْلًا مِّنَ
الْمَسْجِدِ الْحَرَامِ إِلَى الْمَسْجِدِ الْأَقْصَا
الَّذِي بَرَكْنَا حَوْلَهُ لِنُرِيَهُ مِنَ الْآيَاتِنَا
إِنَّكَ هُوَ السَّمِيعُ الْبَصِيرُ^①

وَآتَيْنَا مُوسَى الْكِتَابَ وَجَعَلْنَاهُ هُدًى

*ಇಲ್ಲಿಂದ 15ನೆಯ ಕಾಂಡ ಆರಂಭ.

1. ಇದು 'ಮಿಲ್‌ರಾಜ್' ಎಂದು ಕರೆಯಲ್ಪಡುವ ಘಟನೆಯೇ ಆಗಿದೆ. ಹೆಚ್ಚಿನ ನಂಬಲರ್ಹ ಉಲ್ಲೇಖಗಳ ಪ್ರಕಾರ ಈ ಘಟನೆ ಹಿಬ್ರತ್‌ಗಿಂತ ಒಂದು ವರ್ಷ ಮೊದಲು ನಡೆಯಿತು. ಪ್ರವಾದಿವಚನ (ಹದೀಸ್) ಮತ್ತು ಪ್ರವಾದಿಚರ್ಯೆ(ಸೀರತ್) ಗ್ರಂಥಗಳಲ್ಲಿ ಈ ಘಟನೆಯ ವಿವರಗಳನ್ನು ಅನೇಕ ಸಹಾಬಿಗಳು ಉಲ್ಲೇಖಿಸಿದ್ದಾರೆ. ಅವರ ಸಂಖ್ಯೆ ಇಪ್ಪತ್ತೈದರ ತನಕವಿದೆ. ಪವಿತ್ರ ಕುರ್‌ಆನ್ ಮಸ್ಜಿದುಲ್ ಹರಾಮ್ ಅರ್ಥಾತ್ ಬೈತುಲ್ಲಾದಿಂದ ಮಸ್ಜಿದ್ ಅಕ್ಬಾ ಅಥವಾ ಬೈತುಲ್ ಮುಕ್ದಿಸ್‌ನ ವರೆಗೆ ಪ್ರವಾದಿವರ್ಯರು(ಸ) ಹೋದುದನ್ನು ಮಾತ್ರ ವಿವರಿಸುತ್ತದೆ. ಪ್ರವಾದಿವಚನಗಳಲ್ಲಿ ಬೈತುಲ್ ಮುಕ್ದಿಸ್‌ನಿಂದ ಬಾನಲೋಕದ ಅತ್ಯುನ್ನತ ಹಂತಕ್ಕೆ ತಲಪಿ ಅಲ್ಲಾಹನ ಸನ್ನಿಧಿಯಲ್ಲಿ ಪ್ರವಾದಿವರ್ಯರು(ಸ) ಹಾಜರಾದ ವಿವರಗಳನ್ನು ಪ್ರಸ್ತಾಪಿಸಲಾಗಿದೆ. ಈ ಯಾತ್ರೆಯ ಸ್ಮರಣೆ ಹೇಗೆ? ಇದು ಜಾಗೃತಾವಸ್ಥೆಯಲ್ಲಿ ನಡೆದಿತ್ತೇ ಅಥವಾ ಕನಸಿನಲ್ಲೇ? ಪ್ರವಾದಿವರ್ಯರು(ಸ) ಸ್ವತಃ ಯಾತ್ರೆ ಕೈಗೊಂಡಿದ್ದರೇ ಅಥವಾ ತಾವು ಕುಳಿತಲ್ಲಿಯೇ ಅವರ ಆತ್ಮಕ್ಕೆ ಅದನ್ನು ತೋರಿಸಲಾಯಿತೇ? ಮುಂತಾದ ಪ್ರಶ್ನೆಗಳಿಗೆ ಪವಿತ್ರ ಕುರ್‌ಆನಿನ ಪದಗಳು ಉತ್ತರ ನೀಡುತ್ತವೆ. "...ಕೊಂಡು ಹೋದವನು ಪರಮಪಾವನನು" ಎಂಬ ಪದದಿಂದ ಮಾತನ್ನು ಆರಂಭಿಸಲಾಗಿರುವುದೇ ಇದೊಂದು ಅಸಾಮಾನ್ಯ ಘಟನೆಯಾಗಿತ್ತು ಎಂಬುದನ್ನು ಸೂಚಿಸುತ್ತದೆ. ಅಂತೆಯೇ ಅಲ್ಲಾಹನ ಅಸಾಮಾನ್ಯ ಸಾಮರ್ಥ್ಯದಿಂದ ಅದು ಸಾಧ್ಯವಾಯಿತು ಎಂಬುದನ್ನು ಧ್ವನಿಸುತ್ತದೆ. ಕನಸಿನಲ್ಲಿ ಒಬ್ಬ ವ್ಯಕ್ತಿ ಇಂತಹ ವಸ್ತುಗಳನ್ನು ನೋಡುವುದು ಅಥವಾ ಅಂತಃಜ್ಞಾನದ ಮೂಲಕ ನೋಡುವುದು ಅತ್ಯಂತ ಪ್ರಮುಖವಾದ ವಿಷಯವೇನಲ್ಲ. ಅದಕ್ಕಾಗಿ ಕನಸಿನ ಅಥವಾ ಅಂತಃಜ್ಞಾನದ ಮೂಲಕ ತನ್ನ ದಾಸನಿಗೆ ಇದನ್ನು ತೋರಿಸಿದ ಪ್ರಭು ಸಕಲ ವಿಧ ದೌರ್ಬಲ್ಯ ಮತ್ತು ದೋಷಗಳಿಂದ ಮುಕ್ತನು ಎಂಬ ಪೀಠಿಕೆಯ ಅಗತ್ಯವೂ ಇರುವುದಿಲ್ಲ. ಅಲ್ಲದೆ "ಒಂದು ರಾತ್ರಿಯಲ್ಲಿ ತನ್ನ ದಾಸನನ್ನು ಕೊಂಡು ಹೋದನು" ಎಂಬ ವಾಕ್ಯವೂ ಅದೊಂದು ಶಾರೀರಿಕ ಯಾತ್ರೆಯಾಗಿತ್ತೆಂಬುದಕ್ಕೆ ಆಧಾರವಾಗಿದೆ. ಕನಸಿನ ಯಾತ್ರೆ ಅಥವಾ ಅಂತಃಜ್ಞಾನದ ಯಾತ್ರೆಗೆ ಈ ಪದಗಳು ಎಷ್ಟು ಮಾತ್ರಕ್ಕೂ ಸೂಕ್ತ ವೆನಿಸಲಾರವು. ಆದ್ದರಿಂದ ಇದು ಆತ್ಮಕ್ಕೆ ಮಾಡಿಸಲಾದ ಪ್ರಯೋಗವಾಗಿರಲಿಲ್ಲ. ಬದಲಾಗಿ ಇದು ಅಲ್ಲಾಹನು ಪ್ರವಾದಿವರ್ಯರಿಗೆ(ಸ) ಮಾಡಿಸಿದ ಶಾರೀರಿಕ ಯಾತ್ರೆ ಮತ್ತು ಪ್ರತ್ಯಕ್ಷ ದರ್ಶನವಾಗಿತ್ತೆಂದು ನಂಬದೆ ಅನ್ಯ ದಾರಿಯಿಲ್ಲ.
2. 'ವಕೀಲ್' ಎಂದರೆ ವಿಶ್ವಾಸ ಮತ್ತು ಭರವಸೆಯ ಕೇಂದ್ರಬಿಂದು. ಪೂರ್ಣ ಭರವಸೆಯೊಂದಿಗೆ ತನ್ನ ವ್ಯವಹಾರಗಳನ್ನೆಲ್ಲಾ ಒಪ್ಪಿಸಿ ಬಿಡಲಾಗುವಂತಹವನು. ಸನ್ಮಾರ್ಗದರ್ಶನ ಮತ್ತು ಸಹಾಯಕ್ಕಾಗಿ ಯಾರನ್ನು ಸಂಪರ್ಕಿಸಲಾಗುತ್ತದೋ ಅವನು.

- ಮಾಡಿಕೊಳ್ಳಬಾರದೆಂಬ ಅಪ್ಪಣೆಯೊಂದಿಗೆ ಅದನ್ನು ಬನೀ ಇಸ್ರಾಕಲರಿಗೆ ಸನ್ಮಾರ್ಗದರ್ಶನದ ಸಾಧನವನ್ನಾಗಿ ಮಾಡಿದ್ದೆವು.
3. ನೂಹರ ಸಂಗಡ ನಾವು ನಾವೆಯಲ್ಲಿ ಏರಿಸಿದ್ದವರ ಸಂತತಿ ನೀವಾಗಿರುತ್ತೀರಿ ಮತ್ತು ನೂಹ್ ಓರ್ವ ಕೃತಜ್ಞ ದಾಸರಾಗಿದ್ದರು.
4. ತರುವಾಯ ನಾವು ಬನೀಇಸ್ರಾಕಲರಿಗೆ - ನೀವು ಎರಡು ಬಾರಿ ಭೂಮಿಯಲ್ಲಿ ಗೊಂದಲವನ್ನುಂಟು ಮಾಡುವಿರಿ ಹಾಗೂ ಭಾರೀ ವಿದ್ರೋಹ ತೋರುವಿರಿ ಎಂದು ನಮ್ಮ ಗ್ರಂಥದಲ್ಲಿ³ ಎಚ್ಚರಿಸಿ ಬಿಟ್ಟಿದ್ದೆವು.
5. ಕೊನೆಗೆ ಆ ಪೈಕಿ ಪ್ರಥಮ ವಿದ್ರೋಹ ಸಂಭವಿಸಿದಾಗ (ಓ ಬನೀಇಸ್ರಾಕಲರೇ!) ನಾವು ನಿಮ್ಮ ವಿರುದ್ಧ ನಮ್ಮ ಅತ್ಯಂತ ಪ್ರಬಲರಾಗಿದ್ದ ದಾಸರನ್ನು ಎಬ್ಬಿಸಿದೆವು ಮತ್ತು ಅವರು ನಿಮ್ಮ ನಾಡುಗಳಿಗೆ ನುಗ್ಗಿ ಎಲ್ಲ ಕಡೆ ಹಬ್ಬಿ ಹೋದರು.⁴ ಇದು ನೆರವೇರಬೇಕಾಗಿದ್ದ ಒಂದು ವಾಗ್ದಾನವಾಗಿತ್ತು.
6. ಅನಂತರ ನಾವು ನಿಮಗೆ ಅವರ ಮೇಲೆ ಪ್ರಾಬಲ್ಯ ಸ್ಥಾಪಿಸುವ ಅವಕಾಶ ನೀಡಿದೆವು. ನಿಮಗೆ ಸಂಪತ್ತು ಹಾಗೂ ಸಂತತಿಗಳಿಂದ ನೆರವಾದೆವು ಮತ್ತು ನಿಮ್ಮ ಸಂಖ್ಯೆಯನ್ನು ಮೊದಲಿಗಿಂತ ಹೆಚ್ಚಿಸಿದೆವು.
7. ನೋಡಿರಿ- ನೀವು ಸತ್ಕರ್ಮ ಮಾಡಿದ್ದರೆ ಅದು ನಿಮ್ಮ ಹಿತಕ್ಕಾಗಿಯೇ ಮಾಡಿದ್ದೀರಿ, ದುಷ್ಕರ್ಮವೆಸಗಿದ್ದರೆ ಅದು ನಿಮಗೇ ಕೇಡಾಗಿ ಪರಿಣಮಿಸಿತು. ತರುವಾಯ ಎರಡನೆಯ ವಾಗ್ದಾನದ ಕಾಲ ಬಂದಾಗ ನಿಮ್ಮ ಮುಖಗಳನ್ನು ವಿರೂಪಗೊಳಿಸುವಂತೆಯೂ ಮಸೀದಿ(ಬೈತುಲ್ ಮಕ್ದಿಸ್)ಯಲ್ಲಿ ಹಿಂದೆ ಶತ್ರುಗಳು ನುಗ್ಗಿದಂತೆ ನುಗ್ಗುವಂತೆಯೂ ಅವರ ಕೈಗೆ ಸಿಕ್ಕಿದುದನ್ನೆಲ್ಲ ನಾಶಗೊಳಿಸುವಂತೆಯೂ ನಾವು ನಿಮ್ಮ ಮೇಲೆ ಇತರ ಶತ್ರುಗಳನ್ನು ಹೇರಿಬಿಟ್ಟೆವು.⁵
- بِنَبِيِّ إِسْرَائِيلَ أَلَّا تَتَّخِذُوا مِنْ دُونِي وَكَيْلًا ۝
 ذُرِّيَّةً مَنْ حَمَلْنَا مَعَ نُوحٍ إِنَّهُ كَانَ عَبْدًا شَكُورًا ۝
 وَقَضَيْنَا إِلَىٰ بَنِي إِسْرَائِيلَ فِي الْكِتَابِ لَتُفْسِدُنَّ فِي الْأَرْضِ مَرَّتَيْنِ وَلَتَعْلُنَّ عُلُوًّا كَبِيرًا ۝
 فَإِذَا جَاءَ وَعْدُ أُولَاهِمَا بَعَثْنَا عَلَيْكُمْ عِبَادًا لَنَا أُولِي بَأْسٍ شَدِيدٍ فَجَاسُوا خِلَالَ الدِّيَارِ وَكَانَ وَعْدًا مَفْعُولًا ۝
 ثُمَّ رَدَدْنَا لَكُمُ الْكَرَّةَ عَلَيْهِمْ وَأَمْدَدْنَاكُمْ بِأَمْوَالٍ وَبَنِينَ وَجَعَلْنَاكُمْ أَكْثَرَ نَفِيرًا ۝
 إِنْ أَحْسَنْتُمْ أَحْسَنْتُمْ لِأَنْفُسِكُمْ وَإِنْ أَسَأْتُمْ فَلَهَا فَإِذَا جَاءَ وَعْدُ الْآخِرَةِ لِيَسُودُوا وَجُوهَكُمْ وَلِيَبَدَّلُوا الْأَلْسِنَةَ كَمَا دَخَلُوا أَوَّلَ مَرَّةٍ وَلِيَتَّبِعُوا مَا عَمِلُوا تَنْبِيْرًا ۝

3. ಇಲ್ಲಿ 'ಕಿತಾಬ್' ಎಂದು ಹೇಳಲಾಗಿರುವುದು 'ತೌರಾತ್'ನ ಕುರಿತಲ್ಲ. ಬದಲಾಗಿ ಅದು ದಿವ್ಯಗ್ರಂಥಗಳ ಸಂಕಲನವಾಗಿದೆ. ಅದಕ್ಕೆ 'ಅಲ್ ಕಿತಾಬ್' ಎಂಬ ಪದ ಕುರ್ಆನಿನಲ್ಲಿ ಅನೇಕ ಕಡೆಗಳಲ್ಲಿ ಪ್ರಯೋಗವಾಗಿದೆ.
4. ಅರ್ಥಾತ್- ಅಶೂರಿಗಳು ಮತ್ತು ಬೆಬಲೋನಿನವರ ಮೂಲಕ ಬನೀಇಸ್ರಾಕಲರ ಮೇಲೆ ಎರಗಿದ ಮಾರಕ ವಿನಾಶ.
5. ಅರ್ಥಾತ್- ಬೈತುಲ್ ಮಕ್ದಿಸನ್ನು ಸಂಪೂರ್ಣವಾಗಿ ನಾಶ ಪಡಿಸಿ, ಬನೀಇಸ್ರಾಕಲರನ್ನು ಫೆಲೆಸ್ಟೀನ್‌ನಿಂದ ಹೊಡೆದೋಡಿಸಿದ ರೋಮನ್ನರು ಅಂದಿನಿಂದ ಇಂದಿನ ತನಕ ಎರಡು ಸಾವಿರ ವರ್ಷಗಳ ಅವಧಿಯಲ್ಲಿ ಲೋಕದಾದ್ಯಂತ ಚದುರಿ ಹರಿಹಂಚಾಗಿದ್ದಾರೆ.

8. ಈಗ ನಿಮ್ಮ ಪ್ರಭು ನಿಮ್ಮ ಮೇಲೆ ದಯೆ ತೋರಲೂ ಬಹುದು. ಆದರೆ ನೀವು ನಿಮ್ಮ ಗತ ನೀತಿಯನ್ನು ಪುನರಾವರ್ತಿಸಿದರೆ ನಾವು ನಮ್ಮ ಶಿಕ್ಷೆಯನ್ನು ಪುನರಾವರ್ತಿಸುವೆವು. ಧಿಕ್ಕಾರಿಗಳಿಗೆ ನಾವು ನರಕವನ್ನು ಸೆರೆಮನೆಯನ್ನಾಗಿ ಮಾಡಿಟ್ಟಿದ್ದೇವೆ.

عَسَىٰ رَبُّكُمْ أَن يَرْحَمَكُمْ وَإِنْ عُدتُمُ
عُدْنَا ۖ وَجَعَلْنَا جَهَنَّمَ لِلْكَافِرِينَ حَصِيرًا ۝

9. ವಾಸ್ತವದಲ್ಲಿ ಈ ಕುರ್ಆನ್ ಅತ್ಯಂತ ನೇರ ಮಾರ್ಗವನ್ನು ತೋರಿಸಿ ಕೊಡುತ್ತದೆ. ಇದನ್ನು ಸ್ವೀಕರಿಸಿಕೊಂಡು ಸತ್ಕರ್ಮವೆಸಗಿ ದವರಿಗೆ ದೊಡ್ಡ ಸತ್ಪಲವಿದೆಯೆಂಬ ಸುವಾರ್ತೆಯನ್ನು ನೀಡುತ್ತದೆ.

إِنَّ هَذَا الْقُرْآنَ يَهْدِي لِلَّتِي هِيَ أَقْوَمُ
وَيُبَشِّرُ الْمُؤْمِنِينَ الَّذِينَ يَعْمَلُونَ الصَّالِحَاتِ
أَن لَهُمْ أَجْرًا كَبِيرًا ۝

10. ಮತ್ತು ಪರಲೋಕದ ಮೇಲೆ ವಿಶ್ವಾಸವಿರಿಸದವರಿಗೆ ನಾವು ಅವರಿಗಾಗಿ ಘೋರ ಯಾತನೆಯನ್ನು ಸಿದ್ಧಗೊಳಿಸಿಟ್ಟಿದ್ದೇವೆಂದು ತಿಳಿಸುತ್ತದೆ.

وَأَنَّ الَّذِينَ لَا يُؤْمِنُونَ بِالْآخِرَةِ
أَعْتَدْنَا لَهُمْ عَذَابًا أَلِيمًا ۝

11. ಮಾನವನು ಒಳಿತನ್ನು ಬೇಡಿಕೊಳ್ಳಬೇಕಾದ ರೀತಿಯಲ್ಲಿ ಕೆಡುಕನ್ನು ಬೇಡುತ್ತಾನೆ. ಮನುಷ್ಯನು ಮಹಾ ದುಡುಕು ಸ್ವಭಾವದವನು.

وَيَدْعُ الْإِنْسَانَ بِالشَّرِّ دُعَاءِ كِبٍ ۖ وَالْحَايِرُ
وَكَانَ الْإِنْسَانُ عَجُولًا ۝

12. ನಾವು ಇರುಳು ಮತ್ತು ಹಗಲನ್ನು ಎರಡು ನಿದರ್ಶನಗಳಾಗಿ ಮಾಡಿರುತ್ತೇವೆ. ನೀವು ನಿಮ್ಮ ಪ್ರಭುವಿನ ಅನುಗ್ರಹವನ್ನು ಅರಸಿಕೊಳ್ಳಲಾಗುವಂತೆಯೂ ಸಂವತ್ಸರಗಳ ಗಣನೆಯನ್ನು ಮಾಡಿಕೊಳ್ಳುವಂತೆಯೂ ನಾವು ಇರುಳಿನ ನಿದರ್ಶನವನ್ನು ಮುಚ್ಚಿಡುವಂತೆಯೂ ಹಗಲಿನ ನಿದರ್ಶನವನ್ನು ಪ್ರಕಾಶಮಾನವಾಗಿಯೂ ಮಾಡಿದೆವು. ನಾವು ಪ್ರತಿಯೊಂದು ವಸ್ತುವನ್ನೂ ಇದೇ ರೀತಿಯಲ್ಲಿ ಬೇರ್ಪಡಿಸಿಟ್ಟಿರುತ್ತೇವೆ.

وَجَعَلْنَا اللَّيْلَ وَالنَّهَارَ آيَاتٍ لِّمَن فَحَسَنًا
آيَةَ اللَّيْلِ وَجَعَلْنَا آيَةَ النَّهَارِ مُبْصِرَةً
لِّتَبْتَغُوا فَضْلًا مِّن رَّبِّكُمْ ۖ وَلِتَعْلَمُوا عَدَدَ
السِّنِينَ وَالْحِسَابَ ۗ وَكُلَّ شَيْءٍ
فَصَّلْنَاهُ تَفْصِيلًا ۝

6. ಇದು ಮಕ್ಕಾದ ಸತ್ಯನಿಷೇಧಿಗಳು ಪ್ರವಾದಿವರ್ಯರೊಂದಿಗೆ(ಸ) ಆಡುತ್ತಿದ್ದ ಮೂರ್ಖತನದಿಂದ ಕೂಡಿದ ಮಾತುಗಳಿಗೆ ಉತ್ತರವಾಗಿದೆ. "ನೀವು ನಮ್ಮನ್ನು ಎಚ್ಚರಿಸುತ್ತಿರುವ ಆ ಯಾತನೆಯನ್ನು ಈಗಲೇ ತಂದು ಬಿಡಿ" ಎಂದು ಅವರು ಹೇಳುತ್ತಿದ್ದರು. ಮೇಲಿನ ಪ್ರಸ್ತಾವಗಳ ತಕ್ಷಣ ಈ ಸೂಕ್ತವನ್ನು ಉಲ್ಲೇಖಿಸಲಾಗಿರುವುದರ ಉದ್ದೇಶ ಅವರಿಗೆ ಎಚ್ಚರಿಕೆ ಕೊಡುವುದಾಗಿದೆ. "ಮೂರ್ಖರೇ! ನೀವು ಒಳಿತಿನ ಬದಲು ಯಾತನೆಯನ್ನು ನಿರೀಕ್ಷಿಸುತ್ತಿದ್ದೀರಾ? ದೇವನ ಯಾತನೆಯಾದುದೇ ಸಮುದಾಯದ ಮೇಲೆ ಎರಗಿದಾಗ ಅದರ ಗತಿ ಏನಾಗುತ್ತದೆಂದು ನಿಮಗೆ ತಿಳಿದಿದೆಯೇ?" ಎಂದು ಎಚ್ಚರಿಸಲಾಗಿದೆ. ಅದರ ಜತೆಗೆ ಈ ಸೂಕ್ತದಲ್ಲಿ ಸೂಕ್ಷ್ಮವಾಗಿ ಮುಸ್ಲಿಮರನ್ನೂ ಎಚ್ಚರಿಸಲಾಗಿದೆ. ಸತ್ಯನಿಷೇಧಿಗಳ ಅಕ್ರಮ ಮತ್ತು ಅವರ ಹಟಸಾಧನೆಗಳಿಂದ ಬೇಸತ್ತು ಕೆಲವು ಮುಸ್ಲಿಮರು ಅವರ ಮೇಲೆ ಯಾತನೆಯ ಎರಗಲೆಂದು ಪ್ರಾರ್ಥಿಸುತ್ತಿದ್ದರು. ವಾಸ್ತವದಲ್ಲಿ ಆ ಸತ್ಯನಿಷೇಧಿಗಳ ಷಕಿಯೇ ಮುಂದೆ ಇಸ್ಲಾಮ್ ಸ್ವೀಕರಿಸಿ ಲೋಕದಾದ್ಯಂತ ಇಸ್ಲಾಮಿನ ಧ್ವಜವಾಹಕರಾಗಿ ಬಿಡಬಲ್ಲಂತಹ ವ್ಯಕ್ತಿಗಳು ಅನೇಕ ಮಂದಿ ಇದ್ದರು. ಆದ್ದರಿಂದ ಅಲ್ಲಾಹನು ಮಾನವ ಮಹಾ ತಾಳ್ಮೆಗಟ್ಟುವನು ಎಂದು ಹೇಳುತ್ತಿದ್ದಾನೆ. ತಕ್ಷಣ ಬೇಕೆನಿಸಿದ ಎಲ್ಲವನ್ನೂ ಅವನು ದೇವನೊಡನೆ ಯಾಚಿಸುತ್ತಾನೆ. ಆದರೆ ಅನಂತರ ತನ್ನ ಪ್ರಾರ್ಥನೆ ಆಗಿ ಸ್ವೀಕರಿಸಲ್ಪಡುತ್ತಿದ್ದರೆ ಅದು ತನ್ನ ಪಾಲಿಗೆ ಹಿತಕರವಾಗುತ್ತಿರಲಿಲ್ಲ ಎಂದು ಅವನೇ ಸ್ವಾನುಭವದ ಮೂಲಕ ಕಂಡುಕೊಳ್ಳುತ್ತಾನೆ.

13. ಪ್ರತಿಯೊಬ್ಬ ಮನುಷ್ಯನ ಶಕುನವನ್ನು ನಾವು ಅವನ ಕೊರಳಿಗೇ ಕಟ್ಟಿ ಬಿಡುತ್ತೇವೆ.⁷ ಪುನರುತ್ಥಾನ ದಿನದಂದು ನಾವು ಅವನಿಗಾಗಿ ಒಂದು ಲಿಖಿತವನ್ನು ಹೊರಡಿಸುವೆವು. ಅವನು ಅದನ್ನು ತೆರೆದ ಗ್ರಂಥದಂತೆ ಕಾಣುವನು.

وَكُلَّ إِنسَانٍ أَلزَمْنَاهُ طَرِيقَهُ فِي عُنُقِهِ
وَنُخْرِجُ لَهُ يَوْمَ الْقِيَامَةِ كِتَابًا يَلْقَاهُ مِنْشُورًا ﴿١٣﴾

14. ನಿನ್ನ ಕರ್ಮ ಪತ್ರವನ್ನು ಓದು. ಇಂದು ನಿನ್ನ ಲೆಕ್ಕ ತೆಗೆಯಲು ನೀನೇ ಸಾಕು.

إِنرَأ كِتَابَكَ كَفِي بِنَفْسِكَ الْيَوْمِ
عَلَيْكَ حَسِيبًا ﴿١٤﴾

15. ಸನ್ಮಾರ್ಗ ಸ್ವೀಕರಿಸಿಕೊಳ್ಳುವವನ ಸನ್ಮಾರ್ಗ ಗಮನವು ಅವನಿಗೇ ಒಳಿತಾಗಿದೆ ಮತ್ತು ಪಥಭ್ರಷ್ಟನ ಪಥಭ್ರಷ್ಟತೆಯ ವಿಪತ್ತೂ ಅವನ ಮೇಲೆಯೇ ಬೀಳುತ್ತದೆ. ಯಾವ ಹೊರೆ ಹೊರುವಾತನೂ ಇನ್ನೊಬ್ಬನ ಹೊರೆಯನ್ನು ಹೊರಲಾರನು.⁸ (ಜನರಿಗೆ ಸತ್ಯಾಸತ್ಯತೆಗಳ ಅಂತರವನ್ನು ತೋರಿಸಿ ಕೊಡಲು) ಓರ್ವ ಸಂದೇಶವಾಹಕನನ್ನು ಕಳುಹಿಸಿಕೊಡದೆ ನಾವು ಯಾತನೆ ಕೊಡುವವರಲ್ಲ.

مِن اهْتَدَى فَإِنَّمَا يَهتَدِي لِنَفْسِهِ
وَمَنْ ضَلَّ فَإِنَّمَا يَضِلُّ عَلَيْهَا وَلَا
تَنزِيلُ وَإِرَادَةٌ وَاخْرَى ط وَمَا كُنَّا
مُعَذِّبِينَ حَتَّى نَبْعَثَ رَسُولًا ﴿١٥﴾

16. ನಾವು ಒಂದು ನಾಡನ್ನು ನಾಶಗೊಳಿಸಲಿಚ್ಛಿಸಿದಾಗ ಅದರ ಸ್ಥಿತಿ ವಂತರಿಗೆ ಅಪ್ಪಣೆ ಕೊಡುತ್ತೇವೆ ಮತ್ತು ಅವರು ಅದರಲ್ಲಿ ಆಜ್ಞೋಲ್ಲಂಘನೆ ಮಾಡ ತೊಡಗುತ್ತಾರೆ. ಆಗ ಯಾತನೆಯ ತೀರ್ಮಾನವು ಆ ನಾಡಿಗೆ ಅನ್ವಯವಾಗಿ ಬಿಡುತ್ತದೆ ಮತ್ತು ನಾವು ಅದನ್ನು ಸಂಪೂರ್ಣ ನಾಶ ಮಾಡಿಬಿಡುತ್ತೇವೆ.⁹

وَإِذَا أَرَدْنَا أَن نُهْلِكَ قَرْيَةً
فَنفَسِقُوا فِيهَا نَحْنُ عَلَيْهَا الْقَوَلُ
فَدَمَّرْنَاهَا تَدْمِيرًا ﴿١٦﴾

17. ನೋಡಿಕೊಳ್ಳಿರಿ! ನೂಹರ ಅನಂತರ ನಮ್ಮ ಅಪ್ಪಣೆಯಿಂದ ನಾಶಗೊಂಡ ಅನೇಕ ತಲೆಮಾರುಗಳಿವೆ. ತನ್ನ ದಾಸರ ಪಾಪಗಳ ಬಗ್ಗೆ ಸಂಪೂರ್ಣ ಬೋಧವಿರಿಸಿಕೊಳ್ಳಲಿಕ್ಕೂ ಸರ್ವವನ್ನೂ ವೀಕ್ಷಿಸಲಿಕ್ಕೂ ನಿನ್ನ ಪ್ರಭುವೇ ಸಾಕು.

وَكَمْ أَهْلَكْنَا مِنَ الْقُرُونِ مِنْ بَعْدِ
نُوحٍ ط وَكَفَى بِرَبِّكَ بِذُنُوبِ عِبَادِهِ
خَبِيرًا بَصِيرًا ﴿١٧﴾

7. ಅರ್ಥಾತ್- ಪ್ರತಿಯೊಬ್ಬ ಮಾನವ ಸೌಭಾಗ್ಯ-ದೌರ್ಭಾಗ್ಯಗಳು ಮತ್ತು ಅಂತಿಮ ಪರಿಣಾಮವಾಗಿ ಅವನಿಗೆ ಒದಗುವ ಒಳಿತು-ಕೆಡುಕುಗಳ ಕಾರಣಗಳು ಸ್ವತಃ ಅವನ ವ್ಯಕ್ತಿತ್ವದಲ್ಲೇ ಅಡಕವಾಗಿದೆ.

8. ಅರ್ಥಾತ್- ಪ್ರತಿಯೊಬ್ಬ ವ್ಯಕ್ತಿಯೂ ಶಾಶ್ವತವಾದ ನೈತಿಕ ಹೊಣೆಯನ್ನು ಹೊಂದಿದ್ದಾನೆ. ಅಲ್ಪಾಹನ ಮುಂದೆ ಅವನು ವ್ಯಕ್ತಿಗತವಾದ ಉತ್ತರದಾಯಿತ್ವವನ್ನು ಹೊಂದಿದ್ದಾನೆ. ಇಂತಹ ವೈಯಕ್ತಿಕ ಹೊಣೆಗಾರಿಕೆಯಲ್ಲಿ ಬೇರಾವುದೇ ವ್ಯಕ್ತಿ ಅವನ ಜತೆಗಿರಲಾರ.

9. ಒಂದು ಸಮಾಜವನ್ನು ಅಂತಿಮವಾಗಿ ನಾಶ ಪಡಿಸಿ ಬಿಡುವುದು ಆ ಸಮಾಜದ ಸ್ಥಿತಿವಂತ ಮತ್ತು ಉನ್ನತ ವರ್ಗದ ಕೆಡುಕುಗಳಾಗಿವೆ ಎಂಬ ವಾಸ್ತವಿಕತೆಯ ಬಗ್ಗೆ ಇಲ್ಲಿ ಎಚ್ಚರಿಕೆ ನೀಡಲಾಗಿದೆ. ಯಾವುದಾದರೊಂದು ಸಮಾಜ ವಿನಾಶಕ್ಕೀಡಾಗುವುದಿದ್ದರೆ ಅದರ ಸಿರಿವಂತ ಮತ್ತು ಅಧಿಕಾರ ಸ್ಥಾನದಲ್ಲಿರುವ ಜನರು ಕೆಡುಕು ಮತ್ತು ಭ್ರಷ್ಟಾಚಾರದಲ್ಲಿ ತೊಡಗುತ್ತಾರೆ. ಅಕ್ರಮ, ಅನ್ಯಾಯ, ಕೆಡುಕು ಮತ್ತು ಕಿಡಿಗೇಡಿತನಗಳನ್ನು ಎಸಗತೊಡಗುತ್ತಾರೆ. ಕೊನೆಗೆ ಈ ಕ್ಷೋಭೆ ಸಮಸ್ತ ಸಮುದಾಯವನ್ನು ಮುಳುಗಿಸಿ ಬಿಡುತ್ತದೆ. ಆದ್ದರಿಂದ ಆತ್ಮವಂಚನೆ ಮಾಡಿ ಕೊಳ್ಳಬಯಸದ ಸಮಾಜ, ತಮ್ಮ ಅಧಿಕಾರದ ಚುಕ್ಕಾಣಿ ಮತ್ತು ಸಂಪತ್ತಿನ ಚಾವಿಗಳು ಸಂಕುಚಿತ ಮತ್ತು ಮತಿಗಳ ಮತ್ತು ಅನೈತಿಕತೆಗೆ ಈಡಾಗಿರುವ ವ್ಯಕ್ತಿಗಳ ಕೈಗಳಿಗೆ ಹೊರಟು ಹೋಗದಂತೆ ಸದಾ ಎಚ್ಚರಿಕೆ ವಹಿಸಬೇಕಾಗಿದೆ.

18. (ಈ ಲೋಕದಲ್ಲಿ) ಶೀಘ್ರವಾಗಿ ಪ್ರಾಪ್ತವಾಗುವ ಫಲಗಳನ್ನು ಅಪೇಕ್ಷಿಸುವವನಿಗೆ, ನಾವು ಕೊಡಲಿಚ್ಛಿಸುವುದನ್ನು ಇಲ್ಲೇ ಕೊಟ್ಟು ಬಿಡುತ್ತೇವೆ. ಅನಂತರ ಅವನ ಪಾಲಿಗೆ ನರಕವನ್ನು ಬರೆದು ಬಿಡುತ್ತೇವೆ. ಅದರಲ್ಲಿ ಅವನು ಧಿಕ್ಕರಿಸಲ್ಪಟ್ಟು ಹಾಗೂ ಕೃಪೆಯಿಂದ ವಂಚಿತನಾಗಿ ಬೇಯುತ್ತಿರುವನು.

مَنْ كَانَ يُرِيدُ الْعَاجِلَةَ عَجَلْنَا لَهُ
فِيهَا مَا نَشَاءُ لِمَنْ نُرِيدُ ثُمَّ جَعَلْنَا
لَهُ جَهَنَّمَ يَصْلُهَا مَذْمُومًا مَدْحُورًا ﴿١٠﴾

19. ಮತ್ತು ಯಾರಾದರೂ ಪರಲೋಕವನ್ನು ಇಷ್ಟಪಟ್ಟು ಅದಕ್ಕಾಗಿ ಪ್ರಯತ್ನಿಸಬೇಕಾದ ರೀತಿಯಲ್ಲಿ ಪ್ರಯತ್ನಿಸಿದರೆ ಮತ್ತು ಅವನು ಸತ್ಯವಿಶ್ವಾಸಿಯಾಗಿದ್ದರೆ - ಇಂತಹ ಪ್ರತಿಯೊಬ್ಬನ ಪ್ರಯತ್ನವು ಕೃತಾರ್ಥವಾಗುವುದು.¹⁰

وَمَنْ أَرَادَ الْآخِرَةَ وَسَعَىٰ لَهَا سَعْيَهَا وَ
هُوَ مُؤْمِنٌ فَأُولَٰئِكَ كَانَ سَعْيُهُمْ مَشْكُورًا ﴿١١﴾

20. ನಾವು ಇವರಿಗೂ ಅವರಿಗೂ ಎರಡು ವರ್ಗದವರಿಗೂ (ಇಹ ಲೋಕದಲ್ಲಿ) ಜೀವನ ಸಾಮಗ್ರಿಯನ್ನು ಕೊಡುತ್ತಿರುತ್ತೇವೆ. ಇದು ನಿನ್ನ ಪ್ರಭುವಿನ ಕೊಡುಗೆ. ನಿನ್ನ ಪ್ರಭುವಿನ ಕೊಡುಗೆಯನ್ನು ತಡೆಯುವವನು ಯಾರೂ ಇಲ್ಲ.

كُلًّا تُمِدُّ هُوَ آتٍ وَ هُوَ آتٍ مِنْ عَطَاءٍ
رَبِّكَ وَ مَا كَانَ عَطَاءُ رَبِّكَ مَحْظُورًا ﴿٢٠﴾

21. ಆದರೆ ನಾವು ಇಹಲೋಕದಲ್ಲಿ ಒಂದು ವರ್ಗಕ್ಕೆ ಇನ್ನೊಂದು ವರ್ಗದ ಮೇಲೆ ಎಂತಹ ಶ್ರೇಷ್ಠತೆ ಪ್ರದಾನ ಮಾಡಿರುತ್ತೇವೆಂದು ನೋಡಿರಿ.¹¹ ಪರಲೋಕದಲ್ಲಿ ಅದರ ಸ್ಥಾನವು ಇನ್ನಷ್ಟು ಹೆಚ್ಚುವುದು ಮತ್ತು ಅದರ ಶ್ರೇಷ್ಠತೆ ಮತ್ತಷ್ಟು ಅಧಿಕವಾಗುವುದು.

أَنْظُرُ كَيْفَ فَضَّلْنَا بَعْضَهُمْ عَلَىٰ بَعْضٍ
وَ الْآخِرَةُ أَكْبَرُ دَرَجَاتٍ وَ أَكْبَرُ تَقْضِيًّا ﴿٢١﴾

22. ನೀನು ಅಲ್ಲಾಹನೊಂದಿಗೆ ಬೇರಾರನ್ನೂ ಆರಾಧ್ಯನಾಗಿ ಮಾಡಿ ಕೊಳ್ಳಬೇಡ. ಅನ್ಯಥಾ ಶಪಿತನಾಗಿ ಅಸಹಾಯಕನಾಗಿ ಕುಳಿತು ಕೊಂಡಿರುವೆ.

لَا تَجْعَلْ مَعَ اللَّهِ إِلَهًا آخَرَ فَتَقْعُدَ
مَذْمُومًا مَّخْدُومًا ﴿٢٢﴾

10. ಅರ್ಥಾತ್- ಅವನ ಕರ್ಮವನ್ನು ಮಾನ್ಯ ಮಾಡಲಾಗುವುದು. ಪರಲೋಕ ವಿಜಯಕ್ಕಾಗಿ ಅವನು ಯಾವ ಮಟ್ಟದ ಪ್ರಯತ್ನಗಳನ್ನು ಮಾಡಿರುವನೋ ಅದಕ್ಕೆ ಅನುಗುಣವಾಗಿ ಅವನಿಗೆ ಪ್ರತಿಫಲ ನೀಡಲಾಗುವುದು.

11. ಪರಲೋಕವನ್ನು ಬಯಸುವವರಿಗೆ ಇಹಲೋಕಾರ್ಥಿಗಳಿಗಿಂತ ಶ್ರೇಷ್ಠತೆ ನೀಡಲಾಗಿರುವ ಆ ಅಂತರ, ಲೌಕಿಕ ಜೀವನದಲ್ಲೂ ಸ್ಪಷ್ಟವಾಗಿ ಗೋಚರಿಸುತ್ತದೆ. ಶ್ರೇಷ್ಠತೆ ಎಂದರೆ ಅವರ ಅನ್ನ-ಪಾನೀಯ, ಉಡುಗೆ-ತೊಡುಗೆ, ನಿವಾಸ, ವಾಹನ, ಸಂಸ್ಕೃತಿ ಮತ್ತು ನಾಗರಿಕತೆಗಳೆಲ್ಲವೂ ಅವರಿಗಿಂತ ಮುಂದಿರುತ್ತದೆ ಎಂದಲ್ಲ. ಬದಲಾಗಿ ಅವರು ಪಡೆಯುವುದೆಲ್ಲವನ್ನೂ ಸತ್ಯ, ಪ್ರಾಮಾಣಿಕತೆ ಮತ್ತು ನಿಸ್ಸಹತೆಯೊಂದಿಗೆ ಪಡೆಯುತ್ತಾರೆ. ಅದೇ ವೇಳೆ ಇಹಲೋಕಾರ್ಥಿಗಳು ಎಲ್ಲವನ್ನೂ ಅಕ್ರಮ, ಅನ್ಯಾಯ ಮತ್ತು ನಾನಾ ತರದ ನಿಷಿದ್ಧ ಉಪಭೋಗಗಳ ಮೂಲಕ ಪಡೆಯುತ್ತಾರೆ. ಮಾತ್ರವಲ್ಲ ಪರಲೋಕಾರ್ಥಿಗಳು ತಮಗೆ ದೊರೆತಿರುವುದನ್ನು ಸಂತುಲಿತ ರೂಪದಲ್ಲಿ ವ್ಯಯಿಸುತ್ತಾರೆ. ಆ ಮೂಲಕ ಹಕ್ಕುದಾರರಿಗೆ ಸಲ್ಲಬೇಕಾದ ಹಕ್ಕು ಸಂದಾಯವಾಗುತ್ತದೆ. ಯಾಚಕರ ಮತ್ತು ಅಪೇಕ್ಷಿತರ ಪಾಲನ್ನೂ ಅವರು ನೀಡುತ್ತಾರೆ. ದೇವಸಂಪ್ರೀತಿ ಗಳಿಸಲಿಕ್ಕಾಗಿ ಇತರ ಸತ್ಕಾರ್ಯಗಳಿಗೂ ಅವರು ವೆಚ್ಚಮಾಡುತ್ತಾರೆ. ಇದಕ್ಕೆ ವ್ಯತಿರಿಕ್ತವಾಗಿ ಲೋಕಾರಾಧಕರು ತಮಗೆ ದೊರೆತಿರುವುದೆಲ್ಲವನ್ನೂ ಆಡಂಬರ, ವಿಲಾಸ, ನಿಷಿದ್ಧ ಕೆಲಸಗಳು, ಗೊಂದಲ ಮತ್ತು ಕ್ಷೋಭೆ ಹುಟ್ಟಿಸುವಂತಹ ಕಾರ್ಯಗಳಲ್ಲಿ ನೀರಿನಂತೆ ಪೋಲು ಮಾಡುತ್ತಾರೆ. ಹೀಗೆ ಎಲ್ಲ ರೀತಿಯಿಂದಲೂ ಪರಲೋಕಾರ್ಥಿಗಳ ಜೀವನ ಇಹಲೋಕಾರ್ಥಿಗಳಿಗಿಂತ ಉತ್ತಮವಾಗಿರುತ್ತದೆ.

23. ನಿಮ್ಮ ಪ್ರಭು (ಹೀಗೆ) ವಿಧಿಸಿ ಬಿಟ್ಟಿದ್ದಾನೆ; ನೀವು ಕೇವಲ ಅವನೊಬ್ಬನ ಹೊರತು ಇನ್ನಾರ ದಾಸ್ಯ-ಆರಾಧನೆಯನ್ನೂ ಮಾಡಬಾರದು. ಮಾತಾಪಿತರೊಡನೆ ಸೌಜನ್ಯದಿಂದ ವರ್ತಿಸಿರಿ.

ಅವರ ಪೈಕಿ ಒಬ್ಬರು ಅಥವಾ ಅವರಿಬ್ಬರೂ ವೃದ್ಧರಾಗಿ ನಿಮ್ಮ ಬಳಿಯಲ್ಲಿದ್ದರೆ, ಅವರ ಬಗ್ಗೆ ಚಕಾರವೆತ್ತಬೇಡಿರಿ ಮತ್ತು ಅವರನ್ನು ಜರೆಯಬೇಡಿರಿ. ಅವರೊಂದಿಗೆ ಗೌರವಪೂರ್ವಕವಾಗಿ ಮಾತನಾಡಿರಿ.

وَقَضَىٰ رَبُّكَ أَلَّا تَعْبُدُوا إِلَّا إِيَّاهُ وَ
بِالْوَالِدَيْنِ إِحْسَانًا ۖ إِذًا يَبْلُغَنَّ عِنْدَكَ
الْكِبَرَ أَحَدُهُمَا أَوْ كِلَيْهِمَا فَلَا تَقُلْ لَهُمَا
أُفٍّ ۚ وَلَا تَنْهَرُهُمَا وَقُلْ لَهُمَا قَوْلًا كَرِيمًا ﴿٢٣﴾

24. ನಯ ವಿನಯ ಮತ್ತು ಕರುಣೆಯೊಂದಿಗೆ ಅವರ ಮುಂದೆ ಬಾಗಿಕೊಂಡಿರಿ. "ಓ ನನ್ನ ಪ್ರಭೂ! ಇವರು ನನ್ನ ಚಿಕ್ಕಂದಿನಲ್ಲಿ ದಯಾ ವಾತ್ಸಲ್ಯಗಳಿಂದ ನನ್ನನ್ನು ಸಾಕಿದಂತೆಯೇ ನೀನು ಅವರ ಮೇಲೆ ಕೃಪತೋರು" ಎಂದು ಪ್ರಾರ್ಥಿಸಿರಿ.

وَخَفِضْ لَهُمَا جَنَاحَ الذُّلِّ مِنَ الرَّحْمَةِ
وَقُلْ رَبِّ ارْحَمْهُمَا كَمَا رَبَّيْنِي صَغِيرًا ﴿٢٤﴾

25. ನಿಮ್ಮ ಅಂತರಂಗದಲ್ಲಿ ಏನಿದೆಯೆಂಬುದನ್ನು ನಿಮ್ಮ ಪ್ರಭು ಚೆನ್ನಾಗಿ ಬಲ್ಲನು. ನೀವು ಸಜ್ಜನರಾಗಿ ಬಾಳಿಕೊಂಡಿದ್ದರೆ ತಮ್ಮ ಅಪರಾಧಗಳ ಬಗ್ಗೆ ಜಾಗೃತರಾಗಿ ದಾಸ್ಯ-ಆರಾಧನೆಯ ಕಡೆಗೆ ಮರಳಿ ಬರುವಂತಹ ಸರ್ವರನ್ನೂ ಅವನು ಕ್ಷಮಿಸುವವನಾಗಿರುತ್ತಾನೆ.

رَبُّكُمْ أَعْلَمُ بِمَا فِي نُفُوسِكُمْ ۖ إِن تَكُونُوا
صَالِحِينَ فَإِنَّهُ كَانَ لِلْأَوَّابِينَ غَفُورًا ﴿٢٥﴾

26. ಸಂಬಂಧಿಕನಿಗೆ ಅವನ ಹಕ್ಕನ್ನೂ, ದರಿದ್ರನಿಗೂ, ಪ್ರಯಾಣಿಕನಿಗೂ ಅವನವನ ಹಕ್ಕನ್ನೂ ಕೊಡಿರಿ. ದುಂದುವೆಚ್ಚ ಮಾಡಬೇಡಿರಿ.

وَإِذَا الْقُرْبَىٰ حَقَّهُ وَالْمِسْكِينَ وَابْنَ
السَّبِيلِ ۖ وَلَا تَبْذُرُوا مَالَكُمْ يَدَيْكُمْ
ۖ إِن تَبْذُرُوا

27. ದುಂದುಗಾರರು ಶೈತಾನನ ಸೋದರರಾಗಿರುತ್ತಾರೆ ಮತ್ತು ಶೈತಾನನು ತನ್ನ ಪ್ರಭುವಿಗೆ ಕೃತಘ್ನನು.

إِنَّ الْمُبْتَدِينَ ۗ كَانُوا إِخْوَانَ الشَّيْطَانِ
وَكَانَ الشَّيْطَانُ لِرَبِّهِ كَفُورًا ﴿٢٧﴾

28. ನೀವು ನಿರೀಕ್ಷಿಸುತ್ತಿರುವ ಅಲ್ಪಾಹನ ಕೃಪೆಯನ್ನು ಇನ್ನೂ ಅರಸುತ್ತಿರುವ ಕಾರಣ ನಿಮಗೆ ಅವರಿಂದ (ನಿರ್ಗತಿಕರಾದ ಸಂಬಂಧಿಕರಿಂದ, ದರಿದ್ರರಿಂದ ಮತ್ತು ಪ್ರಯಾಣಿಕರಿಂದ) ತಪ್ಪಿಸಿಕೊಳ್ಳಬೇಕೆಂದಾದರೆ, ಅವರಿಗೆ ನಯವಾಗಿ ಉತ್ತರಕೊಡಿರಿ.

وَإِذَا تَعَرَّضْتُمْ عَنْهُمْ إِتْيَاءَ رَحْمَةٍ
مِّن رَّبِّكَ تَرْجُوهَا فَقُلْ لَهُمْ قَوْلًا مَّيْسُورًا ﴿٢٨﴾

29. ನಿಮ್ಮ ಕೈಯನ್ನು ಕೊರಳಿಗೆ ಕಟ್ಟಿಕೊಂಡಿರಲೂ ಬೇಡಿರಿ ಮತ್ತು ನಿಂದ್ಯರೂ ನಿಸ್ಸಹಾಯಕರೂ ಆಗಿ ಬಿಡುವಂತೆ ಅದನ್ನು ಸಂಪೂರ್ಣವಾಗಿ ತೆರೆದಿಟ್ಟು ಬಿಡಲೂ ಬೇಡಿರಿ.¹²

وَلَا تَجْعَلْ يَدَكَ مَغْلُولَةً إِلَىٰ عُنُقِكَ
وَلَا تَبْسُطْهَا كُلَّ الْبَسْطِ فَتَقْعُدَ
مَلُومًا مَّحْسُورًا ﴿٢٩﴾

12. ಕೈಯನ್ನು ಕಟ್ಟಿಕೊಳ್ಳುವುದು ಎಂಬುದನ್ನು ಆಲಂಕಾರಿಕವಾಗಿ ಜಿಪುಣತೆಗೆ ಉಪಯೋಗಿಸಲಾಗಿದೆ. ಅದನ್ನು ತೆರೆದು ಬಿಡುವುದೆಂದರೆ ದುಂದುವ್ಯಯ ಮಾಡುವುದಾಗಿದೆ.

30. ನಿನ್ನ ಪ್ರಭು ತನಗಿಷ್ಟ ಬಂದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಮತ್ತು ತನಗಿಷ್ಟ ಬಂದವರಿಗೆ ಸಂಕುಚಿತ ಗೊಳಿಸುತ್ತಾನೆ. ಅವನು ತನ್ನ ದಾಸರ ಸ್ಥಿತಿ-ಗತಿಗಳನ್ನು ಅರಿತವ ನಾಗಿರುತ್ತಾನೆ ಮತ್ತು ಅವರನ್ನು ವೀಕ್ಷಿಸುತ್ತಿದ್ದಾನೆ.

إِنَّ رَبَّكَ يَبْسُطُ الرِّزْقَ لِمَن يَشَاءُ وَيَقْدِرُ إِنَّكَ كَانَ بِعِبَادِهِ خَبِيرًا بَصِيرًا ﴿٣٠﴾

31. ನಿಮ್ಮ ಮಕ್ಕಳನ್ನು ಬಡತನದ ಭೀತಿಯಿಂದ ಕೊಲ್ಲಬೇಡಿರಿ. ನಾವು ಅವರಿಗೂ ಆಹಾರ ನೀಡುವೆವು ನಿಮಗೂ ನೀಡುವೆವು. ವಾಸ್ತವದಲ್ಲಿ ಅವರ ವಧೆಯು ಒಂದು ಘೋರ ಅಪರಾಧವಾಗಿದೆ.

وَلَا تَقْتُلُوا أَوْلَادَكُمْ خَشْيَةَ إِمْلَاقٍ نَّحْنُ نَرْزُقُهُمْ وَإِيَّاكُمْ إِنَّ قَتْلَهُمْ كَانَ خِطْأً كَبِيرًا ﴿٣١﴾

32. ವ್ಯಭಿಚಾರದ ಹತ್ತಿರವೂ ಸುಳಿಯಬೇಡಿರಿ. ಅದು ಅತಿ ಹೀನ ಕಾರ್ಯ ಮತ್ತು ಅತ್ಯಂತ ಕೆಟ್ಟ ಮಾರ್ಗ.

وَلَا تَقْرُبُوا الرِّبَا إِنَّهُ كَانَ فَاحِشَةً وَسَاءَ سَبِيلًا ﴿٣٢﴾

33. ಅಲ್ಪಾಹನು ಸನ್ಮಾನಿಸಿರುವ ಜೀವವನ್ನು ನ್ಯಾಯದಿಂದಲ್ಲದೆ ಹರಣ ಮಾಡಬೇಡಿರಿ. ಅಕ್ರಮವಾಗಿ ವಧಿಸಲ್ಪಟ್ಟವನ ವಾರೀಸುದಾರನಿಗೆ ಪ್ರತೀಕಾರ ಪಡೆಯುವ ಹಕ್ಕನ್ನು ನಾವು ನೀಡಿರುತ್ತೇವೆ.¹³ ಆದುದರಿಂದ ಅವನು ವಧೆಯಲ್ಲಿ ಹದಮೀರ ಬಾರದು.¹⁴ ನಿಶ್ಚಯವಾಗಿಯೂ ಅವನಿಗೆ ಸಹಾಯ ಮಾಡಲಾಗುವುದು.¹⁵

وَلَا تَقْتُلُوا النَّفْسَ الَّتِي حَرَّمَ اللَّهُ إِلَّا بِالْحَقِّ وَمَن قَتَلَ مَظْلُومًا فَقَدْ جَعَلْنَا لَوْلِيهِ سُلْطَانًا فَلَا يَسْرِفُ فِي الْقَتْلِ إِنَّهُ كَانَ مَنصُورًا ﴿٣٣﴾

34. ಅನಾಥನ ಸೊತ್ತನ್ನು ಉತ್ತಮ ರೀತಿಯಿಂದಲ್ಲದೆ ಸಮೀಪಿಸ ಬಾರದು - (ಇದು) ಅವನು ಯಾವನಾವಸ್ಥೆಗೆ ತಲಪುವ ತನಕ. ವಚನವನ್ನು ಪಾಲಿಸಿರಿ. ನಿಶ್ಚಯವಾಗಿಯೂ ವಚನದ ಕುರಿತು- ನಿಮ್ಮನ್ನು ಪ್ರಶ್ನಿಸಲಾಗುವುದು.

وَلَا تَقْرَبُوا مَالَ الْيَتِيمِ إِلَّا بِالَّتِي هِيَ أَحْسَنُ حَتَّىٰ يَبْلُغَ أَشُدَّهُ وَأَوْفُوا بِالْعَهْدِ إِنَّ الْعَهْدَ كَانَ مَسْئُورًا ﴿٣٤﴾

35. ಅಳತೆ ಮಾಡಿ ಕೊಡುವಾಗ ಪೂರ್ಣ ತುಂಬಿಸಿ ಕೊಡಿರಿ.

وَأَوْفُوا الْكَيْلَ إِذَا كُلْتُمْ وَزِنُوا بِالْقِسْطَاسِ

13. ಮೂಲದಲ್ಲಿ 'ಅವನ ವಾರೀಸುದಾರರಿಗೆ ಸುಲ್ತಾನ್' ನೀಡಿದ್ದೇವೆ ಎಂದಿದೆ. ಸುಲ್ತಾನ್ ಎಂದರೆ ಇಲ್ಲಿ 'ಆಧಾರ ಪ್ರಮಾಣ' ಎಂದಾಗಿದೆ. ಅದರ ಆಧಾರದಲ್ಲೇ ಅವನು ಪ್ರತೀಕಾರದ ಬೇಡಿಕೆಯನ್ನು ಮುಂದಿಡಬಹುದಾಗಿದೆ.

14. ಕೊಲೆಯಲ್ಲಿ ಎಲ್ಲೆ ಮೀರುವುದರ ಅನೇಕ ವಿಧಗಳಿರಬಹುದು. ಅವುಗಳೆಲ್ಲವೂ ನಿಷಿದ್ಧ. ಉದಾಹರಣೆಗೆ ಪ್ರತೀಕಾರದ ಆವೇಶದಲ್ಲಿ ಅಪರಾಧಿಯ ಬದಲು ಇತರರನ್ನು ಕೊಲ್ಲುವುದು, ಅಥವಾ ಅಪರಾಧಿಯನ್ನು ನಿರಂತರ ದಂಡಿಸಿದ ಬಳಿಕ ವಧಿಸುವುದು, ಅಥವಾ ವಧಿಸಿದ ನಂತರ ಮೃತದೇಹದೊಂದಿಗೆ ಆಕ್ರೋಶ ಪ್ರದರ್ಶಿಸುವುದು, ಅಥವಾ ರಕ್ತಪರಿಹಾರ ಧನವನ್ನು ಪಡೆದ ಬಳಿಕ ಅವನನ್ನು ವಧಿಸುವುದು ಇತ್ಯಾದಿ.

15. ಆ ತನಕ ಇಸ್ಲಾಮಿ ಸರ್ಕಾರ ರಚಿತವಾಗಿರಲಿಲ್ಲವಾದ್ದರಿಂದ ಅವನಿಗೆ ಸಹಾಯ ಮಾಡ ಬೇಕಾದವರು ಯಾರು ಎಂಬುದನ್ನು ಇಲ್ಲಿ ವ್ಯಕ್ತಪಡಿಸಲಾಗಿಲ್ಲ. ಮದೀನಾ ವಲಸೆಯ ನಂತರ ಇಸ್ಲಾಮಿ ಸರ್ಕಾರ ಸ್ಥಾಪನೆಗೊಂಡಾಗ, ಅವನಿಗೆ ಸಹಾಯ ಮಾಡುವುದು ಅವನ ಗೋತ್ರದವರ ಅಥವಾ ಬೆಂಬಲಿಗರ ಕೆಲಸವಲ್ಲ, ಬದಲಾಗಿ ಅದು ಇಸ್ಲಾಮಿ ಸರ್ಕಾರ ಮತ್ತು ಅದರ ನ್ಯಾಯಾಂಗ ವ್ಯವಸ್ಥೆಯ ಕೆಲಸವಾಗಿದೆ ಎಂಬುದನ್ನು ನಿರ್ಧರಿಸಲಾಯಿತು. ಕೊಲೆಗೆ ಪ್ರತೀಕಾರ ತೀರಿಸುವ ಅಧಿಕಾರ ಯಾವುದೇ ವ್ಯಕ್ತಿ ಅಥವಾ ಸಮೂಹಕ್ಕೆ ಇಲ್ಲ. ಇದು ಇಸ್ಲಾಮಿ ಸರ್ಕಾರದ ಕೆಲಸ. ನ್ಯಾಯಗಳಿಕೆಗಾಗಿ ಅದರಿಂದಲೇ ಸಹಾಯ ಯಾಚಿಸಬೇಕು.

ತೂಗುವಾಗ ಸರಿಯಾದ ತಕ್ಕಡಿಯಲ್ಲಿ ತೂಗಿರಿ. ಇದು ಒಳ್ಳೆಯ ಕ್ರಮ ಮತ್ತು ಪರಿಣಾಮದ ದೃಷ್ಟಿಯಿಂದಲೂ ಇದುವೇ ಉತ್ತಮ.

36. ನಿಮಗೆ ಜ್ಞಾನವಿಲ್ಲದಂತಹ ವಸ್ತುಗಳನ್ನು ಬೆಂಬತ್ತಬೇಡಿರಿ.¹⁶ ನಿಶ್ಚಯವಾಗಿಯೂ ಶ್ರವಣ, ದೃಷ್ಟಿ ಮತ್ತು ಮನಸ್ಸು ಇವೆಲ್ಲವುಗಳ ವಿಚಾರಣೆ ನಡೆಯಲಿದೆ.

37. ಭೂಮಿಯ ಮೇಲೆ ದರ್ಪದಿಂದ ನಡೆಯಬೇಡಿರಿ. ನೀವು ಭೂಮಿಯನ್ನು ಸೀಳಲಾರಿರಿ ಮತ್ತು ಪರ್ವತಗಳ ಶಿಖರಕ್ಕೂ ತಲಪಲಾರಿರಿ.

38. ಈ ವಿಷಯದಲ್ಲಿ ಪ್ರತಿಯೊಂದು ದೋಷ ಭಾಗವು ನಿಮ್ಮ ಪ್ರಭುವಿನ ಬಳಿ ಅಪ್ರಿಯವಾಗಿರುತ್ತದೆ.¹⁷

39. ನಿಮ್ಮ ಪ್ರಭು ನಿಮ್ಮ ಮೇಲೆ 'ದಿವ್ಯವಾಣಿ' ಮಾಡಿದ (ಅವತೀರ್ಣ ಗೊಳಿಸಿದ) ಯುಕ್ತಿಪೂರ್ಣ ಮಾತುಗಳಿವು. ಇದೋ ನೋಡು! ಅಲ್ಲಾಹನೊಂದಿಗೆ ಇನ್ನಾವ ಆರಾಧ್ಯನನ್ನೂ ಮಾಡಿಕೊಳ್ಳಬೇಡ. ಅನ್ಯಥಾ ನೀನು ನಿಂದ್ಯನಾಗಿ ಸಕಲ ಒಳಿತುಗಳಿಂದ ವಂಚಿತನಾಗಿ ನರಕದೊಳಗೆ ತಳ್ಳಲ್ಪಡುವೆ.¹⁸

40. ನಿಮ್ಮ ಪ್ರಭು ನಿಮಗೆ ಪುತ್ರರನ್ನು ದಯಪಾಲಿಸಿ ತನಗಾಗಿ ದೇವಚರರನ್ನು ಪುತ್ರಿಯರನ್ನಾಗಿ ಮಾಡಿಕೊಂಡನೆಂಬುದು ಎಂತಹ ಸೋಜಿಗದ ವಿಷಯ. ನಿಶ್ಚಯವಾಗಿಯೂ ನೀವು ಒಂದು ಘೋರ ಸುಳ್ಳನ್ನಾಡುತ್ತಿರುವಿರಿ.

41. ಜನರು ಜಾಗೃತರಾಗಲೆಂದು ನಾವು ಈ ಕುರ್ಆನಿನಲ್ಲಿ ವಿಧವಿಧವಾಗಿ ಅವರಿಗೆ ಬೋಧಿಸಿದ್ದೆವು. ಆದರೆ ಅವರು ಸತ್ಯದಿಂದ ಇನ್ನಷ್ಟು ದೂರಕ್ಕೆ ಓಡುತ್ತಿದ್ದಾರೆ.

42. ಓ ಪೈಗಂಬರರೇ! ಇವರೊಡನೆ ಹೇಳಿರಿ- ಇವರು ಹೇಳುವ ಪ್ರಕಾರ ಅಲ್ಲಾಹನ ಸಂಗಡ ಇತರ ದೇವರೂ ಇರುತ್ತಿದ್ದರೆ ಅವರು 'ವಿಶ್ವ ಸಿಂಹಾಸನದ' ಮಾಲಕನ ಸ್ಥಾನಕ್ಕೆ ತಲಪಲು ಖಂಡಿತವಾಗಿಯೂ ಪ್ರಯತ್ನ ನಡೆಸುತ್ತಿದ್ದರು.

المُسْتَقِيمِ ذَلِكَ خَيْرٌ وَأَحْسَنُ تَأْوِيلًا ﴿٣٦﴾

وَلَا تَقْفُ مَا لَيْسَ لَكَ بِهِ عِلْمٌ إِنَّ السَّمْعَ وَالْبَصَرَ وَالْفُؤَادَ كُلُّ أُولَئِكَ كَانَ عَنْهُ مَسْعُورًا ﴿٣٧﴾

وَلَا تَمْشِ فِي الْأَرْضِ مَرَحًا إِنَّكَ لَنْ تَخْرِقَ الْأَرْضَ وَلَنْ تَبْلُغَ الْجِبَالَ طُولًا ﴿٣٨﴾

كُلُّ ذَلِكَ كَانَ سَيِّئُهُ عِنْدَ رَبِّكَ مَكْرُوهًا ﴿٣٩﴾

ذَلِكَ وَمِمَّا أَوْحَى إِلَيْكَ رَبُّكَ مِنَ الْحِكْمَةِ وَلَا تَجْعَلْ مَعَ اللَّهِ إِلَهًا آخَرَ فَتُلْقَى فِي جَهَنَّمَ مَلُومًا مَدْحُورًا ﴿٤٠﴾

أَفَأَصْفَاكُمْ رَبُّكُم بِالْبَنِينَ وَاتَّخَذَ مِنَ الْمَلَائِكَةِ إِنَاثًا إِنَّكُمْ لَتَتَّقُونَ قَوْلًا عَظِيمًا ﴿٤١﴾

وَلَقَدْ صَرَّفْنَا فِي هَذَا الْقُرْآنِ لِيَذَّكَّرُوا وَمَا يَزِيدُهُمْ إِلَّا نُفُورًا ﴿٤٢﴾

قُلْ لَوْ كَانَ مَعَهُ آلِهَةٌ كَمَا يَقُولُونَ إِذْ آلَاؤُهُمْ إِلَى ذِي الْعَرْشِ سَبِيلًا ﴿٤٣﴾

16. ಜನರು ತಮ್ಮ ವೈಯಕ್ತಿಕ ಅಥವಾ ಸಾಮೂಹಿಕ ಜೀವನದಲ್ಲಿ ಭ್ರಮೆ ಅಥವಾ ಗುಮಾನಿಗಳ ಬದಲು 'ಜ್ಞಾನ'ವನ್ನು ಅನುಸರಿಸಬೇಕು ಎಂಬುದು ಈ ಬೋಧನೆಯ ಉದ್ದೇಶ.

17. ಅರ್ಥಾತ್- ಈ ಆದೇಶಗಳ ಪೈಕಿ ಯಾವುದನ್ನು ಉಲ್ಲಂಘಿಸುವುದೂ ಅರೋಚಕ ವಿಷಯವಾಗಿದೆ.

18. ಮಾನವರಲ್ಲರೂ ಈ ಬೋಧನೆಯ ಸಂಬೋಧಿತರಾಗಿದ್ದಾರೆ. ಅರ್ಥಾತ್, ಓ ಮಾನವಾ! ನೀನು ಈ ಕೆಲಸವನ್ನು ಮಾಡದಿರು.

43. ಇವರು ಹೇಳುತ್ತಿರುವ ಮಾತುಗಳಿಂದ ಅವನು ಪರಿಶುದ್ಧನೂ ಅತ್ಯುನ್ನತನೂ ಆಗಿರುತ್ತಾನೆ.

سُبْحٰنَكَ وَتَعَالَىٰ عَمَّا يُقُولُونَ عَلَٰٓؤَ كَبِيْرًا ﴿٤٣﴾

44. ಸಪ್ತಗನಗಳೂ ಭೂಮಿಯೂ ಅವುಗಳಲ್ಲಿರುವ ಸಕಲ ವಸ್ತುಗಳೂ ಅವನ ಪಾವಿತ್ರ್ಯವನ್ನು ಕೊಂಡಾಡುತ್ತಿವೆ.¹⁹ ಅವನ ಪ್ರಶಂಸೆಯೊಂದಿಗೆ ಅವನ 'ಜಪ' (ತಸ್ಬೀಹ್) ಮಾಡದ ಯಾವ ವಸ್ತುವೂ ಇಲ್ಲ. ಆದರೆ ನೀವು ಅವುಗಳ 'ಜಪ'ವನ್ನು ಗ್ರಹಿಸುವುದಿಲ್ಲ. ವಾಸ್ತವದಲ್ಲಿ ಅವನು ಅತ್ಯಂತ ಸಹನಶೀಲನೂ ಕ್ಷಮಾ ದಾನಿಯೂ ಆಗಿರುತ್ತಾನೆ.

تَسْبِيْحٌ لِّهٖ السَّمٰوٰتِ السَّبْعِ وَالْاَرْضِ وَمَنْ فِيْهِنَّ ۗ وَاِنْ مِنْ شَيْءٍ اِلَّا يَسْبِيْحُ بِحَمْدِهِ ۗ وَلٰكِنْ لَا تَفْقَهُوْنَ تَسْبِيْحَهُمْ اِنَّكَ اِنْ كَانَ حَلِيْمًا غَفُوْرًا ﴿٤٤﴾

45. ನೀವು ಕುರ್ಆನ್ ಪಠಿಸುವಾಗ ನಿಮ್ಮ ಮತ್ತು ಪರಲೋಕದ ಮೇಲೆ ವಿಶ್ವಾಸವಿರಿಸದವರ ನಡುವೆ ನಾವು ಒಂದು ತೆರೆಯನ್ನು ಹಾಕಿ ಬಿಡುತ್ತೇವೆ-

وَإِذَا قَرَأْتَ الْقُرْآنَ فَجَعَلْنَا بَيْنَكَ وَبَيْنَ الَّذِينَ لَا يُؤْمِنُونَ بِلَاخِرَةِ حِجَابًا مَّسْجُوْرًا ﴿٤٥﴾

46. ಅವರು ಏನನ್ನೂ ಗ್ರಹಿಸದಂತಾಗಲು ಅವರ ಹೃದಯಗಳ ಮೇಲೆ (ಹೊದಿಕೆಯನ್ನು) ಹಾಕಿ ಬಿಡುತ್ತೇವೆ ಮತ್ತು ಅವರ ಕಿವಿಗಳಲ್ಲಿ ಕಿವುಡುತನವನ್ನುಂಟು ಮಾಡಿ ಬಿಡುತ್ತೇವೆ.²⁰ ನೀವು ಕುರ್ಆನಿನಲ್ಲಿ ಕೇವಲ ನಿಮ್ಮ ಏಕ ಮಾತ್ರ ಪ್ರಭುವನ್ನು ಪ್ರಸ್ತಾಪಿಸುವಾಗ ಅವರು ತಿರಸ್ಕಾರದಿಂದ ಮುಖ ತಿರುಗಿಸಿ ಬಿಡುತ್ತಾರೆ.²¹

وَجَعَلْنَا عَلَىٰ قُلُوْبِهِمْ اَكْتٰتًا اَنْ يَّفْقَهُوْهُ وَفِيْ اَذْنِهِمْ وَقْرًا ۗ وَإِذَا ذَكَرْتَ رَبَّكَ فِي الْقُرْآنِ وَحْدًا وَآلًا عَلٰٓى اَدْبَارِهِمْ نُفُوْرًا ﴿٤٦﴾

19. ಅರ್ಥಾತ್- ನಿಸರ್ಗ ಮತ್ತು ಅದರಲ್ಲಿರುವ ಪ್ರತಿಯೊಂದು ವಸ್ತುವಿನ ಅಸ್ತಿತ್ವವೇ-ತನ್ನನ್ನು ಸೃಷ್ಟಿಸಿ ಪರಿಪಾಲಿಸುತ್ತಿರುವ ಪ್ರಭು ದೋಷಮುಕ್ತನು, ದೌರ್ಬಲ್ಯ ರಹಿತನು, ಸಹಭಾಗಿತ್ವದಿಂದ ಸಂಪೂರ್ಣ ಪರಿಶುದ್ಧನು ಎಂಬ ವಾಸ್ತವಿಕತೆಯ ಸಾಕ್ಷ್ಯ ನುಡಿಯುತ್ತಿದೆ.
20. ಅರ್ಥಾತ್- ಪರಲೋಕದ ಮೇಲೆ ವಿಶ್ವಾಸವಿಡದೆ ಇರುವುದರಿಂದ ಸಹಜವಾಗಿಯೇ ವ್ಯಕ್ತಿ ತನ್ನ ಮನಸ್ಸಿಗೆ ಬೀಗ ಜಡಿದು ಕೊಂಡಂತಾಗುತ್ತದೆ. ಅವನ ಕಿವಿ ಕುರ್ಆನ್ ಸಮರ್ಪಿಸುವ ಸಂದೇಶದ ಪಾಲಿಗೆ ಮುಚ್ಚಿ ಬಿಡುತ್ತದೆ. ಲೌಕಿಕ ಜೀವನದ ಬಾಹ್ಯ ಅಂಶಗಳನ್ನು ನೋಡಿ ಮೋಸಹೋಗದಿರಿ ಎಂಬುದೇ ಕುರ್ಆನಿನ ಸಂದೇಶದ ಮೂಲವಾಗಿದೆ. ಒಳಿತು-ಕೆಡುಕುಗಳ ತೀರ್ಮಾನ ಈ ಲೋಕದಲ್ಲಲ್ಲ ಬದಲಾಗಿ ಪರಲೋಕದಲ್ಲಿ ನಡೆಯುತ್ತದೆ. ಪರಲೋಕದಲ್ಲಿ ಉತ್ತಮ ಪರಿಣಾಮವನ್ನು ನೀಡುವಂತಹುದೇ ಒಳಿತಾಗಿದೆ. ಲೋಕದಲ್ಲಿ ಅದರಿಂದಾಗಿ ಅವನಷ್ಟು ತ್ರಾಸಪಡಬೇಕಾಗಿ ಬಂದರೂ ಸರಿಯೇ. ಪರಲೋಕದಲ್ಲಿ ಕೆಟ್ಟ ಪರಿಣಾಮವನ್ನುಂಟು ಮಾಡುವಂತಹುದೇ ಕೆಡುಕಾಗಿದೆ. ಲೋಕದಲ್ಲಿ ಅದೆಷ್ಟು ಸ್ವಾದಿಷ್ಟ ಮತ್ತು ಉಪಯುಕ್ತವಾಗಿ ಕಂಡರೂ ಸರಿಯೇ. ಪರಲೋಕವನ್ನೇ ನಿರಾಕರಿಸುವ ವ್ಯಕ್ತಿ ಕುರ್ಆನಿನ ಈ ಸಂದೇಶದ ಕಡೆ ಹೇಗೆ ಗಮನಹರಿಸಿಯಾನು?
21. ಒಬ್ಬ ಅಲ್ಪಾಹನು ಮಾತ್ರ ಒಡೆಯನೂ ಪರಮಾಧಿಕಾರಿಯೂ ಆಗಿದ್ದಾನೆ ಎಂದು ಹೇಳುವುದು ಮತ್ತು ಅವನನ್ನೇ ಸ್ತುತಿಸುವುದು ಅವರ ಪಾಲಿಗೆ ತೀವ್ರ ಅಸಮಾಧಾನವನ್ನುಂಟು ಮಾಡುತ್ತದೆ. "ಇವನೊಬ್ಬ ವಿಚಿತ್ರ ವ್ಯಕ್ತಿ. ಇವನ ಪ್ರಕಾರ ಪರೋಕ್ಷದ ಜ್ಞಾನವಿರುವುದು ಅಲ್ಪಾಹನಿಗೆ ಮಾತ್ರ, ಪರಮಾಧಿಕಾರವಿರುವುದು ಅಲ್ಪಾಹನಿಗೆ ಮಾತ್ರ, ಅಧಿಕಾರ ಉಳ್ಳವನು ಅಲ್ಪಾಹನು ಮಾತ್ರ. ಹಾಗಾದರೆ ನಮಗೆ ಸಂತಾನ ಭಾಗ್ಯ ದೊರಕುವ, ರೋಗ ಶಮನವಾಗುವ, ವ್ಯಾಪಾರಗಳು ವೃದ್ಧಿಸುವ ಮತ್ತು ಇಷ್ಟಾರ್ಥ ಪೂರ್ತಿಯಾಗುವ ಪೀಠಗಳಿಗೆ ಯಾವುದೇ ಬೆಲೆಯೇ ಇಲ್ಲವೇ?" ಎಂದು ಅವರು ಕೇಳುತ್ತಿದ್ದರು.

47. ಅವರು ಕಿವಿಗೊಟ್ಟು ನಿಮ್ಮ ಮಾತನ್ನಾಲಿಸುವಾಗ ನಿಜಕ್ಕೂ ಅವರು ಏನನ್ನಾಲಿಸುತ್ತಾರೆಂಬುದೂ ಕುಳಿತು ಪರಸ್ಪರ ಗುಪ್ತ ಮಾತುಗಳನ್ನಾಡುತ್ತಿರುವಾಗ ಏನು ಹೇಳುತ್ತಾರೆಂಬುದೂ ನಮಗೆ ಗೊತ್ತಿದೆ. ನೀವು ಹಿಂಬಾಲಿಸುತ್ತಿರುವ ಈ ವ್ಯಕ್ತಿಯು ಓರ್ವ ಮಾಟಬಾಧಿತ ವ್ಯಕ್ತಿಯೆಂದು ಈ ಅಕ್ರಮಿಗಳು ಪರಸ್ಪರ ಹೇಳಿಕೊಳ್ಳುತ್ತಾರೆ.²²

نَحْنُ أَعْلَمُ بِمَا يَسْتَمِعُونَ بِهِ إِذْ
يَسْتَمِعُونَ إِلَيْكَ وَإِذْ هُمْ نَجْوَى إِذْ
يَقُولُ الظَّالِمُونَ إِنَّ تَتَّبِعُونَ إِلَّا رَجُلًا
مَّسْحُورًا ﴿٥٧﴾

48. ನೋಡಿರಿ, ಇವರು ನಿಮ್ಮ ಮೇಲೆ ಎಂತಹ ವ್ಯಂಗ್ಯೋಕ್ತಿಗಳನ್ನಾಡುತ್ತಾರೆ. ಇವರು ಪಥಭ್ರಷ್ಟರಾಗಿದ್ದಾರೆ. ಇವರಿಗೆ ದಾರಿ ಕಾಣಿಸುತ್ತಿಲ್ಲ.

أَنْظُرُ كَيْفَ ضَرَبُوا لَكَ الْأَمْثَالَ
فَضَلُّوا أَفَلَا يَسْتَطِيعُونَ سَبِيلًا ﴿٥٨﴾

49. "ನಾವು ಬರೇ ಎಲುವುಗಳಾಗಿ ಮತ್ತು ಮಣ್ಣಾಗಿ ಬಿಟ್ಟು ಮೇಲೆ ನಮ್ಮನ್ನು ಮತ್ತೆ ಹೊಸದಾಗಿ ಹುಟ್ಟಿಸಿ ಎಬ್ಬಿಸಲಾಗುವುದೇ?" ಎಂದು ಅವರು ಕೇಳುತ್ತಾರೆ.

وَقَالُوا إِذْ أَكُنَّا عِظَامًا وَرُفُفَاءً إِنَّا
لَمَبْعُوثُونَ خَلْقًا جَدِيدًا ﴿٥٩﴾

50. ಅವರೊಡನೆ ಹೇಳಿರಿ- "ನೀವು ಶಿಲೆ ಅಥವಾ ಕಬ್ಬಿಣವೇ ಆಗಿ ಹೋದರೂ-

قُلْ كُونُوا حِجَارَةً أَوْ حَدِيدًا ﴿٦٠﴾

51. ಅಥವಾ ಅದಕ್ಕಿಂತ ಹೆಚ್ಚು ಕಠಿಣವಾಗಿದ್ದು ನಿಮ್ಮ ಊಹೆಯಂತೆ ಜೀವವನ್ನು ಸ್ವೀಕರಿಸುವುದೇ ಅಸಂಭವನೀಯವಾಗಿರುವಂತಹ ವಸ್ತುವಾಗಿ ಬಿಟ್ಟರೂ, (ನೀವು ಎಬ್ಬಿಸಲ್ಪಟ್ಟೇ ತೀರುವಿರಿ)" "ನಮ್ಮನ್ನು ಪುನಃ ಜೀವಂತಗೊಳಿಸುವವನಾರು?" ಎಂದು ಅವರು ಖಂಡಿತ ಕೇಳುವರು. "ನಮ್ಮನ್ನು ಪ್ರಥಮ ಬಾರಿ ಸೃಷ್ಟಿಸಿದವನೇ" ಎಂದು ಉತ್ತರ ಕೊಡಿರಿ. ಅವರು ತಲೆಯಾಡಿಸುತ್ತ²³ "ಓಹೋ! ಇದೆಲ್ಲಾ ಆಗುವುದು ಯಾವಾಗ?" ಎಂದು ಕೇಳುವರು. ನೀವು ಹೇಳಿರಿ, "ಆ ಸಮಯ ಸನ್ನಿಹಿತವಾಗಿರಲೂ ಬಹುದು.

أَوْ خَلْقًا مِمَّا يَكْبُرُ فِي صُدُورِكُمْ
فَسَيَفْقَهُوْنَ مَنْ يُعِيدُنَا قُلِ الَّذِي
فَعَلَكُمْ أَوَّلَ مَرَّةٍ فَسَيُنْغِضُونَ إِلَيْكَ
رُءُوسَهُمْ وَيَقُولُونَ مَتَى هُوَ قُلْ
عَسَى أَنْ يَكُونَ قَرِيبًا ﴿٦١﴾

52. ಅವನು ನಿಮ್ಮನ್ನು ಕೂಗಿ ಕರೆಯುವುದು ನೀವು ಅವನನ್ನು

يَوْمَ يَدْعُوكُمْ فَتَسْتَجِيبُونَ بِحَمْدِهِ

22. ಮಕ್ಕಾದ ಸತ್ಯನಿಷೇಧಿಗಳ ಅವಸ್ಥೆ ಹೇಗಿತ್ತೆಂದರೆ ಅವರು ಕದ್ದು ಕುರ್ಆನ್ ಕೇಳುತ್ತಿದ್ದರು ಮತ್ತು ಅದನ್ನು ಯಾವ ರೀತಿ ಪ್ರತಿರೋಧಿಸುವುದು ಎಂಬ ಬಗ್ಗೆ ಚರ್ಚೆ ನಡೆಸುತ್ತಿದ್ದರು. ಕೆಲವೊಮ್ಮೆ ಅವರಿಗೆ ತಮ್ಮವರ ಬಗ್ಗೆಯೇ ಇವನು ಕುರ್ಆನನ್ನು ಕೇಳಿ ಸ್ವಲ್ಪ ಪ್ರಭಾವಿತನಾದವನಂತಿದೆ ಎಂಬ ಸಂಶಯ ಉಂಟಾಗುತ್ತಿತ್ತು. ಆದ್ದರಿಂದ ಅವರಲ್ಲ ಸೇರಿ ಅವನಿಗೆ ತಿಳಿ ಹೇಳುತ್ತಿದ್ದರು, "ನೀನು ಯಾರ ಬಲೆಗೆ ಬಿದ್ದಿರುವೆ? ಅವನಾದರೂ ಒಬ್ಬ ಮಾಟಕ್ಕೀಡಾದವನಾಗಿದ್ದಾನೆ. ಯಾರೋ ಶತ್ರುಗಳು ಅವನಿಗೆ ಮಾಟ ಮಾಡಿದ್ದಾರೆ. ಆದ್ದರಿಂದ ಏನೇನೋ ಮಾತನಾಡ ತೊಡಗಿದ್ದಾನೆ" ಎನ್ನುತ್ತಿದ್ದರು.

23. 'ಇನ್‌ಗಾರ್‌ಝ್' ಎಂದರೆ ತಲೆಯನ್ನು ಮೇಲಿನಿಂದ ಕೆಳಕ್ಕೆ ಮತ್ತು ಕೆಳಗಿನಿಂದ ಮೇಲಕ್ಕೆ ಅಲುಗಾಡಿಸುವುದಾಗಿದೆ. ಆಶ್ಚರ್ಯ ಪ್ರಕಟಣೆಗೆ ಅಥವಾ ಅಪಹಾಸ್ಯಕ್ಕಾಗಿ ತಲೆಯಲ್ಲಾಡಿಸುವಂತೆ ಅಲುಗಾಡಿಸುವುದು.

<p>ಪ್ರಶಂಸಿಸುತ್ತಾ ಅವನ ಕರೆಗೆ ಓಗೊಟ್ಟು ಹೊರಟು ಬರುವಿರಿ. ಆಗ ನಾವೇನೋ ತುಸು ಹೊತ್ತು ಮಾತ್ರವೇ ಈ ಅವಸ್ಥೆಯಲ್ಲಿ ಬಿದ್ದುಕೊಂಡಿದ್ದೆವೆಂದು ಊಹಿಸುವಿರಿ."²⁴</p>	<p>وَتَذَكَّرُونَ إِنَّ لَكُمْ أُولَئِكَ قَلِيلًا ﴿٢٤﴾</p>
<p>53. ಓ ಪೈಗಂಬರರೇ! ನನ್ನ ದಾಸರೊಡನೆ, ಬಾಯಿಯಿಂದ ಅತ್ಯುತ್ತಮ ಮಾತನ್ನೇ ಹೊರಡಿಸಲು ಹೇಳಿರಿ.²⁵ ವಾಸ್ತವದಲ್ಲಿ ಶೈತಾನನು ಮಾನವರ ನಡುವೆ ಪಿತೂರಿ ನಡೆಸಲು ಯತ್ನಿಸುತ್ತಾನೆ. ವಸ್ತುತಃ ಶೈತಾನ್ ಮಾನವನ ಪ್ರತ್ಯಕ್ಷ ಶತ್ರು.</p>	<p>وَقُلْ لِعِبَادِي يَقُولُوا الَّتِي هِيَ أَحْسَنُ ﴿٢٥﴾ إِنَّ الشَّيْطَانَ يَنْزِعُ بَيْنَهُمُ إِنَّ الشَّيْطَانَ كَانَ لِلْإِنْسَانِ عَدُوًّا مُّبِينًا ﴿٢٦﴾</p>
<p>54. ನಿಮ್ಮ ಪ್ರಭು ನಿಮ್ಮ ಪರಿಸ್ಥಿತಿಯನ್ನು ಚೆನ್ನಾಗಿ ಬಲ್ಲನು. ಅವನು ಇಷ್ಟಪಟ್ಟರೆ ನಿಮ್ಮ ಮೇಲೆ ಕೃಪೆ ತೋರಬಹುದು. ಇಷ್ಟಪಟ್ಟರೆ ಶಿಕ್ಷಿಸಲೂ ಬಹುದು.²⁶ ಓ ಪೈಗಂಬರರೇ! ನಾವು ನಿಮ್ಮನ್ನು ಜನರ ಮೇಲೆ ಕೊಡುತ್ತಿರುವಂತೆ ಮಾಡಿ ಕಳುಹಿಸಿಲ್ಲ.</p>	<p>رَبُّكُمْ أَعْلَمُ بِكُمْ إِنَّ يَسْنَا يَرَحْمَكُمُ أَوْ إِن يَسْنَا يَعْذِبَكُمُ وَمَا أَرْسَلْنَاكَ عَلَيْهِمْ وَكِيلًا ﴿٢٧﴾</p>
<p>55. ನಿಮ್ಮ ಪ್ರಭು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸೃಷ್ಟಿಗಳನ್ನು ಚೆನ್ನಾಗಿ ಅರಿಯುತ್ತಾನೆ. ನಾವು ಕೆಲವು ಪ್ರವಾದಿಗಳಿಗೆ ಬೇರೆ ಕೆಲವರಿಗಿಂತ ಹಿರಿಯ ಸ್ಥಾನಗಳನ್ನು ನೀಡಿದ್ದೆವು. ದಾವೂದರಿಗೆ ರಝಬೂರನ್ನು ನಾವೇ ಕೊಟ್ಟಿದ್ದೆವು.</p>	<p>وَرَبُّكَ أَعْلَمُ بِمَنْ فِي السَّمَوَاتِ وَالْأَرْضِ وَالْقَدْرُ فَضَّلْنَا بَعْضَ النَّبِيِّينَ عَلَى بَعْضٍ وَآتَيْنَا دَاوُدَ زُبُرًا ﴿٢٨﴾</p>
<p>56. ಇವರೊಡನೆ ಹೇಳಿರಿ, "ನೀವು ಯಾರನ್ನು ಅಲ್ಲಾಹನ ಹೊರತು (ನಿಮ್ಮ ಕಾರ್ಯ ಸಾಧಕರೆಂದು) ತಿಳಿಯುತ್ತೀರೋ ಅವರನ್ನು ಪ್ರಾರ್ಥಿಸಿ ನೋಡಿರಿ. ಅವರು ನಿಮ್ಮ ಯಾವ ಸಂಕಷ್ಟವನ್ನೂ ನೀಗಿಸಲಾರರು ಮತ್ತು ಬದಲಿಸಲಾರರು."²⁷</p>	<p>قُلِ ادْعُوا الَّذِينَ زَعَمْتُمْ مِنْ دُونِ اللَّهِ لَا يَمْلِكُونَ كَشْفَ الضُّرِّ عَنْكُمْ وَلَا تَحْوِيلًا ﴿٢٩﴾</p>
<p>24. ಅರ್ಥಾತ್- ಲೋಕದಲ್ಲಿ ನಿಧನನಾದಂದಿನಿಂದ ನಿರ್ಣಾಯಕ ದಿನದ ಪುನರುತ್ಥಾನದ ತನಕದ ಅವಧಿ, ನಿಮಗೆ ಕೆಲವೇ ಗಂಟೆಗಳಂತೆ ಭಾಸವಾಗುವುದು. ನಾವು ಸ್ವಲ್ಪ ಹೊತ್ತು ನಿದ್ರೆಯಲ್ಲಿ ಬಿದ್ದು ಕೊಂಡಿದ್ದೆವು. ಇದ್ದಕ್ಕಿದ್ದಂತೆ 'ಮಹಾಷರ್'ನ ಸದ್ದುಗದ್ದಲ ನಮ್ಮನ್ನು ಎಚ್ಚರಗೊಳಿಸಿತು ಎಂದು ನೀವು ಭಾವಿಸುವಿರಿ.</p> <p>25. ಅರ್ಥಾತ್- ಎದುರಾಳಿಗಳು ಎಷ್ಟು ಅರೋಚಕ ಮಾತುಗಳನ್ನಾಡಿದರೂ ಮುಸ್ಲಿಮರು ಸತ್ಯಕ್ಕೆ ವಿರುದ್ಧವಾದ ಯಾವುದೇ ಮಾತನ್ನು ನಾಲಗೆಯಿಂದ ಹೊರಡಿಸಬಾರದು. ಸಿಟ್ಟಿನಿಂದ ನಿಯಂತ್ರಣ ಕಳೆದುಕೊಂಡು ನಿರರ್ಥಕ ಮಾತುಗಳಿಗೆ ನಿರರ್ಥಕ ಮಾತುಗಳ ಮೂಲಕವೇ ಉತ್ತರ ನೀಡಬಾರದು. ಶಾಂತಚಿತ್ತದಿಂದ ಸಂತುಲಿತವಾದ, ಸತ್ಯದಿಂದ ಕೂಡಿದ ಮತ್ತು ತನ್ನ ಸಂದೇಶದ ಘನತೆಗೆ ತಕ್ಕದಾದ ಮಾತುಗಳನ್ನೇ ಅವರು ಆಡಬೇಕು.</p> <p>26. ಅರ್ಥಾತ್- ಸತ್ಯವಿಶ್ವಾಸಿಗಳ ಬಾಯಿಯಿಂದ ಎಂದೂ ನಾವು ಸ್ವರ್ಗಕ್ಕೆ ಅರ್ಹರಾದವರು ಮತ್ತು ಇಂತಹವನು ಅಥವಾ ಇಂತಹ ಗುಂಪಿಗೆ ಸೇರಿದವರು ನರಕಕ್ಕೆ ಅರ್ಹರಾದವರು ಎಂಬ ಮಾತು ಹೊರಡಬಾರದು. ಅದನ್ನು ನಿರ್ಧರಿಸುವ ಅಧಿಕಾರ ಅಲ್ಲಾಹನ ಬಳಿಯಿದೆ. ಅವನು ಎಲ್ಲಾ ಮಾನವರ ಅಂತರಂಗ-ಬಹಿರಂಗ ಮತ್ತು ವರ್ತಮಾನ ಭವಿಷ್ಯಗಳನ್ನು ಬಲ್ಲವನಾಗಿದ್ದಾನೆ. ಯಾರ ಮೇಲೆ ಅನುಗ್ರಹ ತೋರಬೇಕು ಮತ್ತು ಯಾರಿಗೆ ಶಿಕ್ಷೆ ನೀಡಬೇಕು ಎಂಬುದನ್ನೂ ಅವನೇ ತೀರ್ಮಾನಿಸಬೇಕಾಗಿದೆ. ತಾತ್ಪರಿಕವಾಗಿ ಅಲ್ಲಾಹನ ಗ್ರಂಥದ ಆಧಾರದಲ್ಲಿ ಯಾವ ರೀತಿಯ ಮಾನವರು ಅನುಗ್ರಹಕ್ಕೆ ಅರ್ಹರು ಮತ್ತು ಯಾರು ಶಿಕ್ಷೆಗೆ ಅರ್ಹರು ಎಂದು ಮುಸ್ಲಿಮನಾದ ಓರ್ವ ವ್ಯಕ್ತಿ ಹೇಳಬಹುದಾಗಿದೆ. ಆದರೆ ಇಂತಹವನಿಗೆ ಶಿಕ್ಷೆ ನೀಡಲಾಗುವುದು ಮತ್ತು ಇಂತಹವನು ಪಾಪವಿಮೋಚಿತನಾಗುವನು ಎಂದು ಹೇಳುವ ಅಧಿಕಾರ ಯಾರಿಗೂ ಇಲ್ಲ.</p>	

57. ಇವರು ಯಾರನ್ನು ಪ್ರಾರ್ಥಿಸುತ್ತಿರುವರೋ ಅವರೇ ತಮ್ಮ ಪ್ರಭುವಿನ ಸಾಮ್ರಾಜ್ಯ ಹೊಂದಲಿಕ್ಕಾಗಿ ಮತ್ತು ಯಾರು ಅವನಿಗೆ ಹೆಚ್ಚು ನಿಕಟನಾಗುವನೆಂದು 'ಮಾರ್ಗೋಪಾಯ'ವನ್ನರಿಸುತ್ತಿರುತ್ತಾರೆ ಮತ್ತು ಅವರು ಅವನ ಕೃಪೆಯನ್ನು ಆಶಿಸುವವರೂ ಅವನ ಯಾತನೆಯನ್ನು ಭಯಪಡುವವರೂ ಆಗಿರುತ್ತಾರೆ.²⁸ ವಾಸ್ತವದಲ್ಲಿ ನಿಮ್ಮ ಪ್ರಭುವಿನ ಯಾತನೆಯು ಭಯಪಡಲು ಅರ್ಹವಾದುದೇ ಆಗಿದೆ.

أُولَئِكَ الَّذِينَ يَدْعُونَ يَبْتَغُونَ إِلَىٰ رَبِّهِمُ الْوَسِيلَةَ أَيُّهُمْ أَقْرَبُ وَيَرْجُونَ رَحْمَتَهُ وَيَخَافُونَ عَذَابَ اللَّهِ إِنَّ عَذَابَ رَبِّكَ كَانَ مَحْذُومًا ﴿٥٧﴾

58. ನಾವು ಪುನರುತ್ಥಾನದ ದಿನಕ್ಕಿಂತ ಮುಂಚೆ ನಾಶಗೊಳಿಸದಿರುವ ಅಥವಾ ಕಠಿಣ ಯಾತನೆ ಗೊಳಪಡಿಸದಿರುವ ನಾಡೊಂದೂ ಇಲ್ಲ. ಇದು ದಾಖಲೆ ಗ್ರಂಥದಲ್ಲಿ ಲಿಖಿತಗೊಂಡಿದೆ.

وَإِن مِّنْ قَرْيَةٍ إِلَّا نَحْنُ مُهْلِكُوهَا قَبْلَ يَوْمِ الْقِيَامَةِ أَوْ مُعَذِّبُوهَا عَذَابًا شَدِيدًا كَانَ ذَٰلِكَ فِي الْكِتَابِ مَسْطُورًا ﴿٥٨﴾

59. ಇವರಿಗಿಂತ ಮುಂಚಿನವರು ನಿರ್ದೋಷಗಳನ್ನು ಸುಳ್ಳಾಗಿಸಿದ್ದರೆಂಬುದರ ಹೊರತು ಬೇರಾವುದೇ ಕಾರಣವು ನಮ್ಮನ್ನು ಆ ನಿರ್ದೋಷಗಳನ್ನು ಕಳುಹಿಸದಂತೆ ತಡೆಯಲಿಲ್ಲ.²⁹ (ಆ ಪ್ರಕಾರ ನೋಡಿರಿ) ನಾವು ಸಮೂಹದಿಗೆ ಬಹಿರಂಗವಾಗಿ ಒಂದು ಒಂಟಿಯನ್ನು ನೀಡಿದೆವು. ಅವರು ಅದರ ಮೇಲೆ ಅಕ್ರಮವೆಸಗಿದರು. ನಾವು ನಿರ್ದೋಷಗಳನ್ನು ಕಳುಹಿಸುವುದು ಜನರು ಅವುಗಳನ್ನು ಕಂಡು ಭಯಪಡಬೇಕೆಂದೇ ತಾನೆ.

وَمَا مَنَعَنَا أَنْ نُرْسِلَ بِالْآيَاتِ إِلَّا أَنْ كَذَّبَ بِهَا الْأَوَّلُونَ وَآتَيْنَا شَمُودَ الثَّاقَةَ الْمُبَصَّرَةَ فَظَلَمُوا بِهَا وَمَا نُرْسِلُ بِالْآيَاتِ إِلَّا تَخْوِيفًا ﴿٥٩﴾

60. ಓ ಜೈಗಂಬರರೇ! ನಿಮ್ಮ ಪ್ರಭು ಇವರನ್ನು ಸುತ್ತಿವರಿದ್ದಾನೆಂದು ನಾವು ನಿಮ್ಮೊಡನೆ ಹೇಳಿದ್ದುದನ್ನು ಸ್ಮರಿಸಿರಿ. ಈಗಾಗಲೇ ನಾವು ನಿಮಗೆ ತೋರಿಸಿದುದನ್ನೂ³⁰ ಕುರ್ಆನಿನಲ್ಲಿ ಶಪಿಸಿರುವ ಆ

وَإِذْ قُلْنَا لَكَ إِنَّ رَبَّكَ أَحَاطَ بِالنَّاسِ وَمَا جَعَلْنَا الرُّؤْيَا الْغَيْبِ أَرْبَابًا إِلَّا قِتْنَةً

27. ಅಲ್ಲಾಹೇತರರಿಗೆ ಸಾಷ್ಟಾಂಗವೆರಗುವುದು ಮಾತ್ರವಲ್ಲ, ಅಲ್ಲಾಹೇತರ ಶಕ್ತಿಗಳೊಂದಿಗೆ ಪ್ರಾರ್ಥಿಸುವುದು ಅಥವಾ ಸಹಾಯಕ್ಕಾಗಿ ಅವರೊಡನೆ ಯಾಚಿಸುವುದು ಕೂಡ ಬಹುದೇವಾರಾಧನೆಯಾಗಿದೆ ಎಂದು ಇದರಿಂದ ವ್ಯಕ್ತವಾಗುತ್ತದೆ.

28. ಈ ಪದಗಳಿಂದ ವ್ಯಕ್ತವಾಗುವುದೇನೆಂದರೆ ಇಲ್ಲಿ ಪ್ರಸ್ತಾಪಿಸಲಾಗಿರುವ ಬಹುದೇವಾರಾಧಕರ ಆರಾಧ್ಯರು ಮತ್ತು ಸಂಕಟಹರರು ಕಲ್ಲಿನ ಮೂರ್ತಿಗಳಲ್ಲ. ಬದಲಾಗಿ ದೇವಚರರೋ ಗತ ಮಹಾಪುರುಷರೋ ಆಗಿದ್ದಾರೆ.

29. ಪ್ರವಾದಿ ಮುಹಮ್ಮದ್(ಸ) ಯಾವುದಾದರೂ ಪವಾಡವನ್ನು ತೋರಿಸಬೇಕೆಂಬ ಸತ್ಯನಿಷೇಧಗಳ ಬೇಡಿಕೆಗೆ ಇಲ್ಲಿ ಉತ್ತರ ಕೊಡಲಾಗಿದೆ. ಅಂತಹ ಪವಾಡವನ್ನು ನೋಡಿದ ಬಳಿಕವೂ ಜನರು ಅದನ್ನು ಸುಳ್ಳಾಗಿಸಿದರೆ ಅವರ ಮೇಲೆ ಯಾತನೆಯನ್ನು ಎರಗಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಮುದಾಯವನ್ನು ನಾಶಗೊಳಿಸದೇ ಬಿಡಲಾಗುವುದಿಲ್ಲ. ಆದ್ದರಿಂದ ಅಲ್ಲಾಹನು ಇಲ್ಲಿ, "ಪವಾಡವನ್ನು ಕಳುಹಿಸದೇ ಇರುವುದು ಮಹಾ ಅನುಗ್ರಹವಾಗಿದೆ. ಆದರೆ ನೀವಾದರೂ ಮೂರ್ಖರು, ಪವಾಡವನ್ನು ಬಯಸುವ ಮೂಲಕ ಸಮೂಹದ ಗೋತ್ರದಂತಹ ದುರ್ಗತಿಯನ್ನೆದುರಿಸಲು ಹೊರಟಿರುವಿರಿ" ಎಂದು ಹೇಳುತ್ತಿದ್ದಾನೆ.

30. ಇದು 'ಮಿಆರಾಹ'ನ ಕಡೆಗಿರುವ ಸೂಚನೆ. ಇಲ್ಲಿ 'ರೂಆಯಾ' ಎಂಬ ಪದ 'ಕನಸು' ಎಂಬುದರ ಬದಲು 'ಪ್ರತ್ಯಕ್ಷದರ್ಶನ' ಎಂಬ ಅರ್ಥದಲ್ಲಿ ಪ್ರಯೋಗವಾಗಿದೆ.

ವ್ಯಕ್ತವನ್ನೂ³¹ ನಾವು ಅವರಿಗೊಂದು ಪರೀಕ್ಷಾ ಸಾಧನವನ್ನಾಗಿ ಮಾಡಿ ಬಿಟ್ಟೆವು.³² ನಾವು ಅವರಿಗೆ ಎಚ್ಚರಿಕೆಯ ಮೇಲೆ ಎಚ್ಚರಿಕೆ ಕೊಡುತ್ತಲೇ ಇದ್ದೇವೆ. ಆದರೆ, ಪ್ರತಿಯೊಂದು ಎಚ್ಚರಿಕೆಯು ಅವರ ಉದ್ವಿಟತನವನ್ನು ವೃದ್ಧಿಸುತ್ತಲೇ ಹೋಗುತ್ತಿದೆ.

61. ಸ್ಮರಿಸಿರಿ- "ಆದಮರಿಗೆ ಸಾಷ್ಟಾಂಗವೆರಗಿರಿ" ಎಂದು ನಾವು ದೇವ ಚರರೊಡನೆ ಹೇಳಿದಾಗ ಎಲ್ಲರೂ ಸಾಷ್ಟಾಂಗವೆರಗಿದರು. ಆದರೆ ಇಬ್ನಾಲೀಸನು ಎರಗಲಿಲ್ಲ. ಅವನು "ನೀನು ಮಣ್ಣಿನಿಂದ ಸೃಷ್ಟಿಸಿದವನ ಮುಂದೆ ನಾನು ಎರಗಬೇಕೇ?" ಎಂದು ಕೇಳಿದನು.

62. ಮತ್ತು ಮುಂದುವರಿಯುತ್ತ "ನೀನೇ ನೋಡು; ಇವನು ನನಗಿಂತ ಅಧಿಕ ಶ್ರೇಷ್ಠತೆ ನೀಡಲ್ಪಡಲು ಅರ್ಹನಿದ್ದನೇ? ನೀನು ನನಗೆ ಪುನರುತ್ಥಾನದ ದಿನದ ವರೆಗೆ ಕಾಲಾವಕಾಶಕೊಟ್ಟರೆ ನಾನು ಇವನ ಸಂಪೂರ್ಣ ಸಂತತಿಯನ್ನೇ ಮೂಲೋತ್ಪಾಟನೆಗೊಳಿಸಿಬಿಡುವೆನು. ಕೇವಲ ಕೆಲವರು ಮಾತ್ರ ನನ್ನಿಂದ ಪಾರಾಗಬಲ್ಲರು" ಎಂದು ಹೇಳಿದನು.

63. ಆಗ ಅಲ್ಲಾಹನು ಹೇಳಿದನು, "ಹಾಗಿದ್ದರೆ ನಡೆ. ಅವರ ಪೈಕಿ ಯಾರೆಲ್ಲ ನಿನ್ನನ್ನು ಅನುಸರಿಸುವರೋ ನಿನ್ನ ಸಹಿತ ಅವರೆಲ್ಲರಿಗೂ ನರಕವೇ ಪರಿಪೂರ್ಣ ಫಲ.

64. ನಿನ್ನ ಆಹ್ವಾನದಿಂದ ಯಾರು ಯಾರನ್ನೆಲ್ಲ ಪುಸಲಾಯಿಸಲು ನಿನ್ನಿಂದ ಸಾಧ್ಯವಿದೆಯೋ ಪುಸಲಾಯಿಸಿಕೋ. ಅವರ ಮೇಲೆ ನಿನ್ನ ಸವಾರರನ್ನೂ ಕಾಲಾಳುಗಳನ್ನೂ ಏರಿಸಿ ತಾ. ಸಂಪತ್ತು ಮತ್ತು ಸಂತಾನಗಳಲ್ಲಿ ಅವರೊಂದಿಗೆ ಭಾಗಿಯಾಗು ಮತ್ತು ಅವರನ್ನು ವಾಗ್ಧಾನಗಳ ಜಾಲದಲ್ಲಿ ಸಿಲುಕಿಸು. ಶೈತಾನನ ವಾಗ್ಧಾನಗಳು ಒಂದು ವಂಚನೆಯ ವಿನಾ ಇನ್ನೇನೂ ಅಲ್ಲ.

لِّلنَّاسِ وَ الشَّجَرَةَ الْمَلْعُونَةَ فِي الْقُرْآنِ
وَ نَحْوَهُمْ فَمَا يَزِيدُهُمْ إِلَّا طُغْيَانًا كَبِيرًا ۝

وَ إِذْ قُلْنَا لِلْمَلَكِ اسْجُدْ لِادَمَ فَسَجَدَ
إِلَّا إِبْلِيسَ قَالَ ءَسْجُدَ لِمَنْ
خَلَقْتُ طِينًا ۝

قَالَ أَرَأَيْتَكَ هَذَا الَّذِي كَرَّمْتَ عَلَيَّ
لَئِنِ أَحْرَمْتَنِ إِلَى يَوْمِ الْقِيَامَةِ لَأَحْتَنِكَنَّ
دُرِّيَّتَكَ إِلَّا قَلِيلًا ۝

قَالَ اذْهَبْ فَمَنْ تَبِعَكَ مِنْهُمْ فَإِنَّ
جَهَنَّمَ جَزَاءُكُمْ جَزَاءً مَوْجُوعًا ۝

وَ اسْتَفْزِرْ مِنْ اسْتَطَعْتَ مِنْهُمْ بِصَوْتِكَ
وَ اجْلِبْ عَلَيْهِمْ بِخَيْلِكَ وَ رَجْلِكَ وَ شَارِكْهُمْ
فِي الْأَمْوَالِ وَالْأَوْلَادِ وَ عَدَّهُمْ ط ۝ وَ مَا
يَعِدُّهُمْ الشَّيْطَانُ إِلَّا عُرُورًا ۝

31. ಅರ್ಥಾತ್- 'ಝಕ್ಯೂಮ್.' ಅದು ನರಕದ ತಳದಲ್ಲಿ ಹುಟ್ಟುವುದು ಮತ್ತು ನರಕವಾಸಿಗಳು ಅದನ್ನು ಸೇವಿಸಬೇಕಾಗುವುದು ಎಂದು ಅದರ ಬಗ್ಗೆ ಕುರ್ಆನ್ ವಿವರ ನೀಡಿದೆ. ಅದನ್ನು ಶಪಿಸುವುದೆಂದರೆ ಅದು ಅಲ್ಲಾಹನ ಅನುಗ್ರಹದಿಂದ ದೂರ ಇರುವುದಾಗಿದೆ.

32. ಅವರ ಹಿತಕ್ಕಾಗಿಯೇ ನಾವು ನಿಮಗೆ 'ಮಿಲ್ರಾಜ್'ನ ದರ್ಶನ ಮಾಡಿಸಿದೆವು. ಆ ಮೂಲಕ ನಿಮ್ಮಂತಹ ಸತ್ಯಸಂಧ ಮತ್ತು ಪ್ರಾಮಾಣಿಕ ಮಾನವನ ಮುಖಾಂತರ ಅವರಿಗೆ ಪರಮಾರ್ಥದ ಜ್ಞಾನ ಲಭಿಸಲಿ, ಅವರು ಎಚ್ಚರಗೊಂಡು ಸನ್ಮಾರ್ಗಕ್ಕೆ ಬರುವಂತಾಗಲಿ ಎಂಬುದು ಅದರ ಉದ್ದೇಶವಾಗಿತ್ತು. ಆದರೆ ಅವರು ತದ್ವಿರುದ್ಧವಾಗಿ ನಿಮ್ಮನ್ನು ಅಪಹಾಸ್ಯ ಮಾಡಿದರು. ಇಲ್ಲಿ ನೀವು ಮಾಡುತ್ತಿರುವ ನಿಷಿದ್ಧ ವಸ್ತುಗಳ ಉಪಭೋಗ ಕೊನೆಯದಾಗಿ ನಿಮಗೆ 'ಝಕ್ಯೂಮ್'ನ ತುತ್ತನ್ನು ಉಣ್ಣುವಂತೆ ಮಾಡುವುದು - ಎಂದು ನಿಮ್ಮ ಮೂಲಕ ನಾವು ಅವರಿಗೆ ಎಚ್ಚರಿಕೆ ಕೊಟ್ಟೆವು. ಇದನ್ನು ಕೇಳಿ ಅವರು ಗೊಳ್ಳೆಂದು ನಗುತ್ತಾ ಹೇಳಿದರು, "ಇವನನ್ನು ಸ್ವಲ್ಪ ನೋಡಿ. ಒಂದೆಡೆ ಇವನು ನರಕದಲ್ಲಿ ಭೀಕರ ಅಗ್ನಿ ಭುಗಿಲೇಳುತ್ತದೆ ಎಂದು ಹೇಳುತ್ತಿದ್ದಾನೆ. ಇನ್ನೊಂದೆಡೆ ಅಲ್ಲಿ ಮರ ಹುಟ್ಟುತ್ತದೆ ಎನ್ನುತ್ತಿದ್ದಾನೆ."

65. ನಿಶ್ಚಯವಾಗಿಯೂ ನನ್ನ ದಾಸರ ಮೇಲೆ ನಿನಗೆ ಅಧಿಕಾರವೇನೂ ಪ್ರಾಪ್ತವಾಗದು ಮತ್ತು ಭರವಸೆಗೆ ನಿನ್ನ ಪ್ರಭುವೇ ಸಾಕು."

إِنَّ عِبَادِي لَيْسَ لَكَ عَلَيْهِمْ سُلْطٰنٌ
وَكَفٰى بِرَبِّكَ وَكِيلًا ٥٦

66. ನೀವು ಅವನ ಅನುಗ್ರಹವನ್ನರಸಲಿಕ್ಕಾಗಿ ನಿಮ್ಮ ನಾವೆಯನ್ನು ಸಮುದ್ರದಲ್ಲಿ ನಡೆಸುವವನೇ ನಿಮ್ಮ (ಯಥಾರ್ಥ) ಪ್ರಭು. ವಾಸ್ತವದಲ್ಲಿ ಅವನು ನಿಮ್ಮ ಮೇಲೆ ಕರುಣೆಯುಳ್ಳವನಾಗಿದ್ದಾನೆ.

رَبُّكُمْ الَّذِي يُرِيكُمْ لَكُمْ اٰلَافِكُمْ فِي الْبَحْرِ
لِتَبْتَغُوْا مِنْ فَضْلِهِ اِنَّهٗ كَانَ بِكُمْ رَحِيْمًا ٥٧

67. ಸಮುದ್ರದಲ್ಲಿ ನಿಮ್ಮ ಮೇಲೆ ಗಂಡಾಂತರವೆರಗುವಾಗ ಅವನೊಬ್ಬನ ಹೊರತು ಇತರ ಯಾರು ಯಾರನ್ನೆಲ್ಲ ನೀವು ಕೂಗಿ ಪ್ರಾರ್ಥಿಸುತ್ತಿದ್ದಿರೋ ಅವರಲ್ಲ ಮಾಯವಾಗಿ ಬಿಡುತ್ತಾರೆ. ಆದರೆ ಅವನು ನಿಮ್ಮನ್ನು ರಕ್ಷಿಸಿ ದಡಕ್ಕೆ ಸೇರಿಸಿದಾಗ ನೀವು ಅವನಿಂದ ವಿಮುಖರಾಗುತ್ತೀರಿ. ನಿಜಕ್ಕೂ ಮಾನವನು ಮಹಾ ಕೃತಘ್ನ.

وَإِذَا مَسَّكُمُ الضُّرُّ فِي الْبَحْرِ ضَلَّ مَنْ
تَدْعُوْنَ اِلَّا اِيَّاهُ ۗ فَلَمَّا نَجَّكُمْ اِلَى
الْبَرِّ اَعْرَضْتُمْ ۗ وَكَانَ الْاِنْسَانُ كَفُوْرًا ٥٨

68. ಅಲ್ಲಾಹನು ನಿಮ್ಮನ್ನು ನೆಲದಲ್ಲೇ ಹೂತು ಬಿಡುವನು ಅಥವಾ ನಿಮ್ಮ ಮೇಲೆ ಕಲ್ಲು ಮಳೆಗೆರೆಯುವ ಬಿರುಗಾಳಿಯನ್ನು ಕಳುಹಿಸುವ ನೆಂಬ ಬಗ್ಗೆ ಮತ್ತು ನೀವು ಅವನಿಂದ ರಕ್ಷಿಸತಕ್ಕ ರಕ್ಷಕನನ್ನು ಪಡೆಯಲಾರಿರಿ ಎಂಬ ಬಗ್ಗೆ ನೀವು ನಿರ್ಭಯರಾಗಿರುವಿರಾ?

اَفَاَمِنْتُمْ اَنْ يُخْسِفَ بِكُمْ جَانِبَ الْبَرِّ
اَوْ يُرْسِلَ عَلَيْكُمْ حَاصِبًا ثُمَّ لَا تَجِدُوْا
لَكُمْ وَكِيلًا ٥٩

69. ಅಥವಾ ಅಲ್ಲಾಹನು ನಿಮ್ಮನ್ನು ಮತ್ತೆಂದಾದರೂ ಸಮುದ್ರಕ್ಕೆ ಕೊಂಡು ಹೋಗಿ ನಿಮ್ಮ ಕೃತಘ್ನತೆಯ ಪ್ರತಿಫಲವಾಗಿ ಪ್ರಚಂಡ ಬಿರುಗಾಳಿಯನ್ನು ಕಳುಹಿಸಿ ನಿಮ್ಮನ್ನು ಮುಳುಗಿಸಿ ಬಿಡಬಹುದೆಂಬ ಹಾಗೂ ಅವನೊಡನೆ ನಿಮಗೊದಗಿದ ಈ ಗತಿಯ ಬಗ್ಗೆ ವಿಚಾರಣೆ ನಡೆಸತಕ್ಕವನಾರೂ ನಿಮಗೆ ಸಿಗಲಾರನೆಂಬ ಭೀತಿ ನಿಮಗಿಲ್ಲವೇ?

اَمْ اَمِنْتُمْ اَنْ يُعَيِّدَكُمْ فِيْهِ تَارَةً اٰخَرٰى
فَيُرْسِلَ عَلَيْكُمْ قَاصِفًا مِّنَ الرِّیْحِ فَيَفْجَرَكُمْ
بِمَا كَفَرْتُمْ ثُمَّ لَا تَجِدُوْا لَكُمْ عَلِيْنَا
بِهٖ تَبِيْعًا ٦٠

70. ನಾವು ಆದಮರ ಸಂತತಿಗೆ ಶ್ರೇಷ್ಠತೆಯನ್ನು ಪ್ರದಾನ ಮಾಡಿದ್ದುದೂ ಅವರಿಗೆ ನೆಲ, ಜಲಗಳಲ್ಲಿ ಯಾನಗಳನ್ನು ದಯ ಪಾಲಿಸಿದ್ದುದೂ ಅವರಿಗೆ ಶುದ್ಧ ವಸ್ತುಗಳಿಂದ ಜೀವನಾಧಾರ ನೀಡಿದ್ದುದೂ ನಮ್ಮ ಅನೇಕ ಸೃಷ್ಟಿಗಳ ಮೇಲೆ ಉತ್ಪಷ್ಟತೆ ಕೊಡ ಮಾಡಿದುದೂ ನಮ್ಮ ಅನುಗ್ರಹವಾಗಿದೆ.

وَلَقَدْ كَرَّمْنَا بَنِي اٰدَمَ وَحَمَلْنٰهُمْ فِي
الْبَرِّ وَالْبَحْرِ وَرَزَقْنٰهُمْ مِّنَ الطَّيِّبٰتِ
وَفَضَّلْنٰهُمْ عَلٰى كَثِيْرٍ مِّمَّنْ خَلَقْنَا فَضِيْلًا ٦١

71. ನಾವು ಪ್ರತಿಯೊಂದು ಮನುಷ್ಯ ಕೂಟವನ್ನೂ ಅದರ ಮುಂದಾಳುವಿನ ಸಹಿತ ಕರೆಯುವ ದಿನದ ಬಗ್ಗೆ ಯೋಚಿಸಿರಿ. ಆಗ ತಮ್ಮ ಕರ್ಮಪತ್ರ ಬಲಗೈಯಲ್ಲಿ ಕೊಡಲ್ಪಟ್ಟವರು ತಮ್ಮ ಕರ್ಮಪತ್ರವನ್ನು ಓದುವರು ಮತ್ತು ಅವರ ಮೇಲೆ ಕಿಂಚಿತ್ತೂ ಅನ್ಯಾಯವಾಗದು.

يَوْمَ نَدْعُوْا كُلَّ اُنۡسٰنٍ بِاِمۡمِهٖمْ فَسِنِّ
اَوْتٰى كِتٰبَهٗ بِيَمِيْنِهٖمْ فَاُوَلِّیۡكَ يَفۡرءُوْنَ
كُتُبَهُمْ وَلَا يَظۡلُمُوْنَ فَتۡیِلًا ٦٢

72. ಇಹಲೋಕದಲ್ಲಿ ಕುರುಡನಾಗಿ ಬಾಳಿದವನು ಪರಲೋಕದಲ್ಲೂ ಕುರುಡನಾಗಿಯೇ ಇರುವನು. ಮಾತ್ರವಲ್ಲ ಮಾರ್ಗ ಹೊಂದುವುದರಲ್ಲಿ ಕುರುಡನಿಗಿಂತಲೂ ಹೆಚ್ಚು ವಿಫಲನಾಗುವನು.

وَمَنْ كَانَ فِي هَذِهِ أَعْمَىٰ فَهُوَ فِي
الْآخِرَةِ أَعْمَىٰ وَأَضَلُّ سَبِيلًا ﴿٧٢﴾

73. ಓ ಪೈಗಂಬರರೇ, ನೀವು ನಮ್ಮ ಹೆಸರಲ್ಲಿ ನಿಮ್ಮ ಕಡೆಯಿಂದ ಏನನ್ನಾದರೂ ಕೃತಕವಾಗಿ ಸೃಷ್ಟನೆ ಮಾಡಲೆಂದು, ನಿಮ್ಮನ್ನು ಗೊಂದಲಕ್ಕೆ ಸಿಲುಕಿಸಿ, ನಾವು ನಿಮಗೆ ಅವತೀರ್ಣ ಗೊಳಿಸುತ್ತಿರುವುದರಿಂದ ನಿಮ್ಮನ್ನು ತಿರುಗಿಸಿಬಿಡಬೇಕೆಂದು ಅವರು ತಮ್ಮಿಂದಾದಷ್ಟು ಪ್ರಯತ್ನಿಸಿದ್ದಾರೆ. ನೀವು ಹಾಗೆ ಮಾಡುತ್ತಿದ್ದರೆ ಅವರು ನಿಮ್ಮನ್ನು ತಮ್ಮ ಆಪ್ತ ಮಿತ್ರನಾಗಿ ಮಾಡಿಕೊಳ್ಳುತ್ತಿದ್ದರು.

وَإِنْ كَادُوا لَيَفْتِنُوكَ عَنِ الذِّمِّي
أَوْ حَيًّا إِلَيْكَ لَتَفْتَرِي عَلَيْنَا غَيْرَهُ
وَإِذَا الْأَنْتَهُدُوا وَكَ خَلِيلًا ﴿٧٣﴾

74. ನಾವು ನಿಮ್ಮನ್ನು ಸ್ಥಿರಚಿತ್ತರನ್ನಾಗಿ ಮಾಡದಿರುತ್ತಿದ್ದರೆ ನೀವು ಅವರ ಕಡೆಗೆ ಅಲ್ಪ ಸ್ವಲ್ಪವಾದರೂ ವಾಲಿ ಬಿಡುತ್ತಿದ್ದಿರಿ.

وَكَوْلَا أَنْ تَبْتُنَّكَ لَقَدْ كُذِّبْتَ تَرْكُنُ
إِلَيْهِمْ شَيْئًا قَلِيلًا ﴿٧٤﴾

75. ನೀವು ಹಾಗೆ ಮಾಡುತ್ತಿದ್ದರೆ ನಾವು ನಿಮಗೆ ಇಹಲೋಕದಲ್ಲೂ ಪರಲೋಕದಲ್ಲೂ ಇಮ್ಮಡಿ ಯಾತನೆಯ ಸವಿಯನ್ನುಣಿಸುತ್ತಿದ್ದೆವು. ಅನಂತರ ನೀವು ನಮ್ಮ ವಿರುದ್ಧ ಯಾವ ಸಹಾಯಕನನ್ನೂ ಪಡೆಯುತ್ತಿರಲಿಲ್ಲ.

إِذَا الْآذَانُ ضَعْفَ الْحَيَاةِ وَضَعْفَ الْمَمَاتِ
ثُمَّ لَا تَجِدُ لَكَ عَلَيْنَا نَصِيرًا ﴿٧٥﴾

76. ಇವರು ನಿಮ್ಮನ್ನು ಈ ಭೂಭಾಗದಿಂದ ಕಿತ್ತು ಹಾಕಿ ಇಲ್ಲಿಂದ ಹೊರಕ್ಕೆಟ್ಟಿ ಬಿಡಲು ಸಜ್ಜಾಗಿದ್ದಾರೆ. ಇವರು ಹೀಗೆ ಮಾಡಿದರೆ ನಿಮ್ಮ ತರುವಾಯ ಇವರು ಸ್ವತಃ ಇಲ್ಲಿ ಹೆಚ್ಚು ಕಾಲ ಉಳಿಯಲಾರರು.

وَإِنْ كَادُوا لَيَسْتَفْرِزُوا مِنْكَ مِنَ الْأَرْضِ
لِيُخْرِجُوا مِنْهَا وَإِذَا لَا يَلْبَثُونَ خَلْفَكَ
إِلَّا قَلِيلًا ﴿٧٦﴾

77. ಇದು ನಮ್ಮ ಸ್ಥಾಯಿ ಕಾರ್ಯ ವಿಧಾನ. ಇದನ್ನು ನಾವು ನಿಮಗಿಂತ ಮುಂಚೆ ರವಾನಿಸಿದ ಎಲ್ಲ ಸಂದೇಶವಾಹಕರ ವಿಷಯದಲ್ಲೂ ಬಳಸಿದ್ದೆವು. ನಮ್ಮ ಕಾರ್ಯ ವಿಧಾನದಲ್ಲಿ ನೀವು ಯಾವ ಬದಲಾವಣೆಯನ್ನೂ ಕಾಣಲಾರಿರಿ.

سُنَّةٍ مَنْ قَدْ أَرْسَلْنَا قَبْلَكَ مِنْ
رُسُلِنَا وَلَا تَجِدُ لِسُنَّتِنَا تَحْوِيلًا ﴿٧٧﴾

78. ಸೂರ್ಯನ ಇಳಿಮುಖಾರಂಭದಿಂದ ನಿಶಾಂಧಕಾರದ ತನಕ³³

أَوَّلَ الصَّلَاةِ لِلرُّسُلِ إِلَى عَسَقِ

33. ಇದರಲ್ಲಿ 'ಝುಹರ್'ನಿಂದ 'ಇಶಾದ' ತನಕದ ನಾಲ್ಕು ನಮಾಝುಗಳು ಸೇರಿವೆ.

ನಮಾಝನ್ನು ಸಂಸ್ಥಾಪಿಸಿರಿ ಮತ್ತು ಪ್ರಾತಃಕಾಲದ ಕುರ್ಆನನ್ನು ರೂಢಿಗೊಳಿಸಿ ಕೊಳ್ಳಿರಿ. ಏಕೆಂದರೆ ಪ್ರಾತಃಕಾಲದ ಕುರ್ಆನ್ ಪ್ರಮಾಣಿತವಾಗಿರುತ್ತದೆ.³⁴

79. ಮತ್ತು ರಾತ್ರಿ ಕಾಲದಲ್ಲಿ ತಹಜ್ಜುದ್ ನಿರ್ವಹಿಸಿರಿ.³⁵ ಇದು ನಿಮಗೆ ಐಚ್ಛಿಕ ಕರ್ಮ ಆಗಿದೆ. ನಿಮ್ಮ ಪ್ರಭು ನಿಮ್ಮನ್ನು ಪ್ರಶಂಸಿತ ಸ್ಥಾನಕ್ಕೆ ತಲುಪಿಸಲೂ ಬಹುದು.³⁶

80. "ಓ ನನ್ನ ಪ್ರಭೂ! ನೀನು ನನ್ನನ್ನು ಎಲ್ಲಿಗೆ ಕೊಂಡೊಯ್ಯುವುದಿದ್ದರೂ ಸತ್ಯದೊಂದಿಗೇ ಒಯ್ಯು, ಎಲ್ಲಿಂದ ಹೊರಡಿಸುವುದಿದ್ದರೂ ಸತ್ಯ ಸಹಿತವೇ ಹೊರಡಿಸು ಮತ್ತು ನಿನ್ನ ಕಡೆಯಿಂದ ಒಂದು ಅಧಿಕಾರವನ್ನು ನನಗೆ ನೆರವಾಗಿಸು"³⁷ ಎಂದು ಪ್ರಾರ್ಥಿಸಿರಿ.

81. "ಸತ್ಯ ಬಂದು ಬಿಟ್ಟಿತು. ಮಿಥ್ಯ ಅಳಿದು ಹೋಯಿತು. ಮಿಥ್ಯವು ಅಳಿದು ಹೋಗುವಂತಹದ್ದೇ" ಎಂದು ಘೋಷಿಸಿರಿ.

82. ನಾವು ಈ ಕುರ್ಆನಿನ ಅವತರಣಾ ಸರಣಿಯಲ್ಲಿ ವಿಶ್ವಾಸಿಗಳಿಗೆ ಗುಣೌಷಧ ಮತ್ತು ಅನುಗ್ರಹವನ್ನು ಅವತೀರ್ಣಗೊಳಿಸಿರುತ್ತೇವೆ. ಆದರೆ ಅಕ್ರಮಿಗಳಿಗೆ ಅದು ನಷ್ಟದ ವಿನಾ ಇನ್ನಾವುದನ್ನೂ ವರ್ಧಿಸುವುದಿಲ್ಲ.

83. ಮಾನವನಿಗೆ ನಾವು 'ಕೊಡುಗೆ'ಯನ್ನು ದಯಪಾಲಿಸಿದಾಗ ಅವನು ಬೀಗುತ್ತಾನೆ ಹಾಗೂ ಬೆನ್ನು ತಿರುಗಿಸಿ ಕೊಳ್ಳುತ್ತಾನೆ ಮತ್ತು ಸ್ವಲ್ಪವೇನಾದರೂ ಕಷ್ಟ ಬಾಧಿಸಿದರೆ ನಿರಾಶನಾಗ ತೊಡಗುತ್ತಾನೆ.

84. ಓ ಪೈಗಂಬರರೇ, ಅವರೊಡನೆ (ಹೀಗೆ) ಹೇಳಿ ಬಿಡಿರಿ - "ಪ್ರತಿ ಯೊಬ್ಬನೂ ತನ್ನದೇ ರೀತಿಯಲ್ಲಿ ಕಾರ್ಯವೆಸಗುತ್ತಾನೆ. ನೇರ ಮಾರ್ಗದಲ್ಲಿ ಯಾರಿದ್ದಾನೆ ಎಂಬುದನ್ನು ನಿಮ್ಮ ಪ್ರಭು ಮಾತ್ರ ಚೆನ್ನಾಗಿ ಬಲ್ಲನು."

الْبَيْلِ وَقُرْآنَ الْفَجْرِ إِنَّ قُرْآنَ الْفَجْرِ
كَانَ مَشْهُودًا ﴿٣٤﴾

وَمِنَ اللَّيْلِ فَتَهَجَّدْ بِهِ نَافِلَةً لَكَ
عَسَىٰ أَنْ يَبْعَثَكَ رَبُّكَ مَقَامًا مَّحْمُودًا ﴿٣٥﴾

وَقُلْ رَبِّ ادْخُلْنِي مَدْخَلَ صِدْقٍ
وَ اَخْرِجْنِي مَخْرَجَ صِدْقٍ وَ اجْعَلْ لِي
مِنْ لَدُنْكَ سُلْطَانًا نَّصِيرًا ﴿٣٦﴾

وَقُلْ جَاءَ الْحَقُّ وَ زَهَقَ الْبَاطِلُ إِنَّ
الْبَاطِلَ كَانَ زَهُوقًا ﴿٣٧﴾

وَ نُنزِّلُ مِنَ الْقُرْآنِ مَا هُوَ شِفَاءٌ وَ
رَحْمَةٌ لِّلْمُؤْمِنِينَ وَ لَا يَزِيدُ الظَّالِمِينَ
إِلَّا خَسَارًا ﴿٣٨﴾

وَ إِذَا أَنْعَمْنَا عَلَى الْإِنْسَانِ أَعْرَضَ وَ نَأَى
بِجَانِبِنَا وَ إِذَا مَسَّهُ الشَّرُّ كَانَ كَافِرًا ﴿٣٩﴾

قُلْ كُلُّ يَعْمَلْ عَلَىٰ شَاكِلَتِهِ فَرَبُّكُمْ
أَعْلَمُ بِمَنْ هُوَ أَهْدَىٰ سَبِيلًا ﴿٤٠﴾

34. ಪ್ರಾತಃಕಾಲದ ಕುರ್ಆನ್ ಎಂದರೆ ಪ್ರಾತಃಕಾಲದ ನಮಾಝ್‌ನಲ್ಲಿ ಕುರ್ಆನ್ ಪಠಿಸುವುದಾಗಿದೆ. ಕುರ್ಆನ್ ಪ್ರಮಾಣಿತವಾಗಿರುವುದೆಂದರೆ ದೇವಚರರು ವಿಶೇಷವಾಗಿ ಆ ಬಗ್ಗೆ ಸಾಕ್ಷ್ಯವಹಿಸುತ್ತಾರೆ ಎಂದಾಗಿದೆ. ಏಕೆಂದರೆ ಅದಕ್ಕೊಂದು ವಿಶಿಷ್ಟತೆ ಇದೆ.

35. 'ತಹಜ್ಜುದ್' ಎಂದರೆ ನಿದ್ರೆ ಬಿಟ್ಟು ಏಳುವುದು ಎಂದಾಗಿದೆ. ರಾತ್ರಿಯ ವೇಳೆ ತಹಜ್ಜುದ್ ನಿರ್ವಹಿಸುವುದೆಂದರೆ ರಾತ್ರಿಯ ಒಂದು ಭಾಗ ನಿದ್ರಿಸಿದ ನಂತರ ಮತ್ತೆ ಎದ್ದು ನಮಾಝ್ ಮಾಡುವುದಾಗಿದೆ.

36. ಅರ್ಥಾತ್- ಇಹ-ಪರಗಳಲ್ಲಿ ನೀವು ಸ್ವತಃ ಜೀವಿಯಾಗುವ ಸ್ಥಾನಕ್ಕೆ ನಿಮ್ಮನ್ನು ತಲುಪಿಸಬಹುದು. ಎಲ್ಲೆಡೆಯೂ ನಿಮ್ಮ ಮೇಲೆ ಪ್ರಶಂಸಾವರ್ಷವಾಗುತ್ತಿರಬಹುದು ಮತ್ತು ನೀವು ಶ್ಲಾಘನಾರ್ಹ ವ್ಯಕ್ತಿಯಾಗಿ ಮಾರ್ಪಡಬಹುದು.

37. ಅರ್ಥಾತ್- ಒಂದೋ ಸ್ವತಃ ನನಗೇ ಅಧಿಕಾರವನ್ನು ಕರುಣಿಸು ಅಥವಾ ಯಾವುದಾದರೂ ಸರ್ಕಾರವನ್ನು ನನ್ನ ಸಹಾಯಕನನ್ನಾಗಿ ಮಾಡು. ಆ ಮೂಲಕ ನನಗೆ ಕೆಡುಕುಗಳನ್ನು ಸರಿಪಡಿಸುವ, ಅಶ್ಲೀಲತೆ ಮತ್ತು ಪಾಪಗಳ ಮಹಾಪೂರವನ್ನು ತಡೆಯುವ ಹಾಗೂ ನಿನ್ನ ನ್ಯಾಯದ ಕಾನೂನನ್ನು ಜಾರಿಗೊಳಿಸುವ ಶಕ್ತಿಯನ್ನು ನೀಡು.

85. ಇವರು ನಿಮ್ಮೊಡನೆ 'ರೂಹ್' ಕುರಿತು ಪ್ರಶ್ನಿಸುತ್ತಾರೆ. ಹೇಳಿರಿ- ಈ 'ರೂಹ್' ನನ್ನ ಪ್ರಭುವಿನ ಅಪ್ಪಣೆಯಿಂದ ಬರುತ್ತದೆ. ಆದರೆ ನೀವು ಜ್ಞಾನದ ಅಲ್ಪಾಂಶವನ್ನು ಮಾತ್ರ ಪಡೆದಿರುತ್ತೀರಿ.³⁸

وَيَسْأَلُونَكَ عَنِ الرُّوحِ ط قُلِ الرُّوحُ مِنْ
أَمْرِ رَبِّي وَمَا أُوتِيتُمْ مِنَ الْعِلْمِ
إِلَّا قَلِيلًا ﴿١٥﴾

86. ಓ ಪೈಗಂಬರರೇ, ನಾವಿಚ್ಛಿಸಿದರೆ 'ದಿವ್ಯವಾಣಿ'ಯ ಮುಖಾಂತರ ನಾವು ನಿಮಗೆ ದಯಪಾಲಿಸಿರುವುದನ್ನೆಲ್ಲಾ ಕಸಿದು ಕೊಳ್ಳುವೆವು. ಅನಂತರ ನೀವು ನಮಗೆ ಎದುರಾಗಿ ಅದನ್ನು ಮರಳಿ ಕೊಡಿಸುವಂತಹ ಯಾವ ಬೆಂಬಲಿಗನನ್ನೂ ಹೊಂದಲಾರಿರಿ.

وَلَكِنْ شِدَّتْنَا لَكَ هَبْنِ بِالَّذِي أَوْحَيْنَا
إِلَيْكَ ثُمَّ لَا تَجِدُكَ بِهِ عَلَيْنَا وَكَيْلًا ﴿١٦﴾

87. ನಿಮಗೆ ದೊರೆತುದೆಲ್ಲವೂ ನಿಮ್ಮ ಪ್ರಭುವಿನ ಕೃಪೆಯಿಂದಲೇ ದೊರೆತಿದೆ. ವಾಸ್ತವದಲ್ಲಿ ನಿಮ್ಮ ಮೇಲೆ ಅವನ ಮಹತ್ವಾದ ಅನುಗ್ರಹವಿದೆ.

إِلَّا رَحْمَةً مِّنْ رَبِّكَ إِنَّ فَضْلَهُ كَانَ
عَلَيْكَ كَظِيْرًا ﴿١٧﴾

88. ಹೇಳಿರಿ- "ಮನುಷ್ಯರೂ ಯಕ್ಷರೂ ಎಲ್ಲರೂ ಒಟ್ಟಾಗಿ ಈ ಕುರ್ಆನಿನಂತಹ ಒಂದು ವಸ್ತುವನ್ನು ತರಲು ಪ್ರಯತ್ನಿಸಿದರೆ ಅವರೆಲ್ಲರೂ ಪರಸ್ಪರ ಸಹಾಯಕರಾದರೂ ಅವರಿಗೆ ಅದನ್ನು ತರಲಿಕ್ಕಾಗದು."

قُلْ لَّيْنِ اجْتَمَعَتِ الْإِنْسُ وَالْجِنُّ عَلَى
أَنْ يَأْتُوا بِمِثْلِ هَذَا الْقُرْآنِ لَا يَأْتُونَ
بِشَيْءٍ وَكُؤُكًا بَعْضُهُمْ لِبَعْضٍ ظَهِيرًا ﴿١٨﴾

89. ನಾವು ಈ ಕುರ್ಆನಿನಲ್ಲಿ ಜನರಿಗೆ ನಾನಾ ವಿಧಗಳಿಂದ ಬೋಧಿಸಿದೆವು. ಆದರೆ ಹೆಚ್ಚಿನವರು ನಿಷೇಧಿಸುವುದರಲ್ಲೇ ಸ್ಥಿರರಾದರು.

وَلَقَدْ صَرَّفْنَا لِلنَّاسِ فِي هَذَا الْقُرْآنِ
مِنْ كُلِّ مَثَلٍ فَأَبَى أَكْثَرُ النَّاسِ
إِلَّا كُفْرًا ﴿١٩﴾

90. ಅವರು ಹೇಳಿದರು, "ನೀವು ನಮಗಾಗಿ ಭೂಮಿಯನ್ನು ಸೀಳಿ ಒಂದು ಚಿಲುಮೆಯನ್ನು ಹರಿಸುವ ವರೆಗೂ ನಾವು ನಿಮ್ಮ ಮಾತನ್ನು ನಂಬಲಾರೆವು."

وَقَالُوا لَنْ نُؤْمِنَ بِكَ حَتَّىٰ تَفْجُرَ لَنَا
مِنَ الْأَرْضِ يَنْبُوعًا ﴿٢٠﴾

38. ಇಲ್ಲಿ 'ರೂಹ್' ಎಂದು ಹೇಳಲಾಗಿರುವುದು ಆತ್ಮದ ಕುರಿತು ಎಂದು ಸಾಮಾನ್ಯವಾಗಿ ಭಾವಿಸಲಾಗುತ್ತಿದೆ. ಅರ್ಥಾತ್ ಜನರು ಪ್ರವಾದಿವರ್ಯರೊಡನೆ(ಸ) 'ಜೀವಾತ್ಮ'ದ ಬಗ್ಗೆ ಅದರ ವಾಸ್ತವಿಕತೆ ಏನೆಂದು ಕೇಳಿದ್ದರು. ಅದಕ್ಕೆ ಉತ್ತರವಾಗಿ ಅವರು 'ಅದು ಅಲ್ಲಾಹನ ಅಜ್ಞೆಯಿಂದ ಬರುತ್ತದೆ' ಎಂದು ಹೇಳಿದ್ದರು ಎನ್ನಲಾಗುತ್ತದೆ. ಆದರೆ ವಾಕ್ಯರಣಿಯನ್ನು ಗಮನಿಸಿದರೆ ಇಲ್ಲಿ 'ರೂಹ್' ಎಂದು ಹೇಳಲಾಗಿರುವುದು 'ಪ್ರವಾದಿತ್ವದ ರೂಹ್' ಅರ್ಥಾತ್, ವಹಿಯ ಕುರಿತಾಗಿದೆ ಎಂದು ವ್ಯಕ್ತವಾಗುತ್ತದೆ. ಅನ್ನಹ್ ಅಧ್ಯಾಯದ ಸೂಕ್ತ 2, ಅಲ್ ಮೂಮಿನ್ ಸೂಕ್ತ 15, ಅಶೂರಃ ಸೂಕ್ತ 52ರಲ್ಲಿಯೂ ಇದೇ ವಿಷಯ ಪ್ರಸ್ತಾಪಿಸಲಾಗಿದೆ. ಪ್ಯಾಚೀನ ವಿದ್ಯಾಂಸರಲ್ಲಿ ಇಬ್ನ್ ಅಬ್ಬಾಸ್, ಕತಾದಃ, ಹಸನ್ ಬಸ್ರೀ(ರ) ಅವರೂ ಇದನ್ನು ಹೀಗೆಯೇ ವ್ಯಾಖ್ಯಾನಿಸಿದ್ದಾರೆ. ಹಸನ್ ಮತ್ತು ಕತಾದಃರ ವಾಕ್ಯವನ್ನು 'ರೂಹುಲ್ ಮಅನಿಯ ಕರ್ತೃ ಹೀಗೆ ಉಲ್ಲೇಖಿಸಿದ್ದಾರೆ, 'ರೂಹ್' ಎಂದರೆ ಜಿಬ್ಬರೀಲ್(ಅ) ಆಗಿದ್ದಾರೆ. "ಅವರು ಹೇಗೆ ಇಳಿಯುತ್ತಾರೆ ಮತ್ತು ಪ್ರವಾದಿವರ್ಯರ(ಸ) ಹೃದಯದಲ್ಲಿ ಯಾವ ರೀತಿ ವಹೀ ಇಳಿಯುತ್ತದೆ" ಎಂಬುದು ಅವರ ಪ್ರಶ್ನೆಯಾಗಿತ್ತು.

91. ಅಥವಾ ನಿಮಗಾಗಿ ಖಜೂರಗಳ ಮತ್ತು ದ್ರಾಕ್ಷೆಗಳ ಒಂದು ತೋಟ ಉಂಟಾಗಬೇಕು ಮತ್ತು ನೀವು ಅದರಲ್ಲಿ ಕಾಲುಕೆಗಳನ್ನು ಹರಿಸಬೇಕು-

أَوْ تَكُونُ لَكَ جَنَّةٌ مِّنْ نَّجِيلٍ وَعِنَبٍ
فَتَجَرَّ الْأَنْهَارُ خِلْفَهَا تَجْجِيرًا ۝

92. ಅಥವಾ ನಿಮ್ಮ ವಾದದಂತೆ ಆಕಾಶವನ್ನು ತುಂಡು ತುಂಡಾಗಿ ಮಾಡಿ ನಮ್ಮ ಮೇಲೆ ಬೀಳಿಸಬೇಕು ಇಲ್ಲವೇ ಅಲ್ಲಾಹನನ್ನೂ ದೇವಚರನನ್ನೂ ಮುಖಾಮುಖಿ ನಮ್ಮ ಮುಂದೆ ತರಬೇಕು-

أَوْ تَسْقُطَ السَّمَاءُ كَمَا زَعَمْتَ عَلَيْنَا كِسْفًا
أَوْ تَأْتِي بِلَهِيبٍ وَالْمَلَكِ قَبِيلًا ۝

93. ಅಥವಾ ನಿಮಗಾಗಿ ಒಂದು ಚಿನ್ನದ ಮನೆ ತಯಾರಾಗಬೇಕು ಅಥವಾ ನೀವು ಆಕಾಶದ ಮೇಲೆ ಏರಬೇಕು. ನೀವು ನಮಗಾಗಿ ನಾವು ಓದಬಹುದಾದ ಒಂದು ಲೇಖನವನ್ನು ತರದಿದ್ದರೆ ನಿಮ್ಮ ಏರುವಿಕೆಯನ್ನೂ ನಾವು ನಂಬಲಾರವು"- ಓ ಪೈಗಂಬರರೇ, "ನನ್ನ ಪ್ರಭು ಪರಮ ಪಾವನನು. ನಾನೊಬ್ಬ ಸಂದೇಶ ತರುವ ಮಾನವನಾಗಿರುವೆನಲ್ಲದೆ ಇನ್ನೇನಾದರೂ ಆಗಿರುವೆನೇ?" ಎಂದು ಅವರೊಡನೆ ಕೇಳಿರಿ.

أَوْ يَكُونُ لَكَ بَيْتٌ مِّنْ ذَهَبٍ أَوْ تَرْقَى
فِي السَّمَاءِ وَكُنْ تَوَكُّمًا لِّرُؤْيَاكَ حَتَّىٰ تُنَزَّلَ
عَلَيْنَا كِتَابًا تَقْرَأُهُ ۚ قُلْ سُبْحَانَ رَبِّيَ
هَلْ كُنْتُ إِلَّا بَشَرًا رَسُولًا ۝

94. ಜನರ ಮುಂದೆ ಸನ್ಮಾರ್ಗದರ್ಶನ ಬಂದಾಗಲೆಲ್ಲ - ಅದರ ಮೇಲೆ ವಿಶ್ವಾಸವಿಡದಂತೆ ಜನರನ್ನು ತಡೆದು "ಅಲ್ಲಾಹನು ಸಂದೇಶ ವಾಹಕನಾಗಿ ಮಾನವನನ್ನು ಕಳುಹಿಸಿದನೇ?" ಎಂಬ ಮಾತೇ ವಿನಾ ಇನ್ನೇನೂ ಅಲ್ಲ.

وَمَا مَنَعَهُ النَّاسَ أَنْ يُؤْمِنُوا إِذْ جَاءَهُمْ
الْهُدَىٰ إِلَّا أَنْ قَالُوا أَبَعَثَ اللَّهُ بَشَرًا رَسُولًا ۝

95. ಭೂಮಿಯ ಮೇಲೆ ದೇವಚರರು ಇಷ್ಟಾನುಸಾರ ನಡೆದಾಡುತ್ತಿದ್ದರೆ ನಾವು ಖಂಡಿತವಾಗಿಯೂ ಆಕಾಶದಿಂದ ಒಬ್ಬ ದೇವಚರನನ್ನೇ ಅವರಿಗೆ ಸಂದೇಶವಾಹಕನನ್ನಾಗಿ ಮಾಡಿ ಕಳುಹಿಸುತ್ತಿದ್ದೆವೆಂದು ಅವರೊಡನೆ ಹೇಳಿರಿ.

قُلْ لَوْ كَانَ فِي الْأَرْضِ مَلَائِكَةٌ يَّمشُونَ
مُطَبِّئِينَ لَنَزَلْنَا عَلَيْهِمُ مِنَ السَّمَاءِ
مَآكِلًا رَسُولًا ۝

96. ಓ ಪೈಗಂಬರರೇ, ಅವರೊಡನೆ (ಹೀಗೆ) ಹೇಳಿರಿ: "ನನ್ನ ಮತ್ತು ನಿಮ್ಮ ನಡುವೆ ಅಲ್ಲಾಹನ ಸಾಕ್ಷಿಯೊಂದೇ ಸಾಕು. ನಿಜಕ್ಕೂ ಅವನು ತನ್ನ ದಾಸರ ಸ್ಥಿತಿಗತಿಗಳನ್ನು ಚೆನ್ನಾಗಿ ಬಲ್ಲವನಾಗಿದ್ದು ಸರ್ವವನ್ನೂ ವೀಕ್ಷಿಸುತ್ತಿದ್ದಾನೆ."

قُلْ كَفَىٰ بِاللَّهِ شَهِيدًا بَيْنِي وَبَيْنَكُمْ
إِنَّهُ كَانَ بِعِبَادِهِ خَبِيرًا بَصِيرًا ۝

97. ಯಾರಿಗೆ ಅಲ್ಲಾಹನು ಮಾರ್ಗದರ್ಶನವೀಯುತ್ತಾನೋ ಅವನೇ ಮಾರ್ಗದರ್ಶನ ಹೊಂದುವನು ಮತ್ತು ಅವನು ಯಾರನ್ನಾದರೂ ಪಥಭ್ರಷ್ಟಗೊಳಿಸಿದರೆ ಅಂಥವರಿಗೆ ಅವನ ಹೊರತು ಯಾವ ರಕ್ಷಕ ಮಿತ್ರರನ್ನೂ ನೀವು ಪಡೆಯಲಾರಿರಿ. ನಾವು ಇವರನ್ನು

وَمَنْ يَهْدِ اللَّهُ فَهُوَ الْمُهْتَدِ ۚ وَمَنْ
يُضِلِّ فَلَنْ تَجِدَ لَهُمْ أَوْلِيَاءَ مِنْ دُونِهِ
وَ نَحْشُرُهُمْ يَوْمَ الْقِيَامَةِ عَلَىٰ وُجُوهِهِمْ

<p>ಪುನರುತ್ಥಾನದ ದಿನ ಕುರುಡರಾಗಿಯೂ ಮೂಕರಾಗಿಯೂ ಕಿವುಡರಾಗಿಯೂ ಮಾಡಿ, ಇವರ ಮುಖಗಳನ್ನು ನೆಲಕಚ್ಚಿಸುತ್ತಾ ಎಳೆದು ತರುವೆವು. ಅವರ ವಾಸಸ್ಥಳ 'ನರಕ' ಆಗಿದೆ. ಅದರ ಅಗ್ನಿಯು ಮಂದವಾಗ ತೊಡಗಿದಾಗ ನಾವು ಅದನ್ನು ಇನ್ನಷ್ಟು ತೀಕ್ಷ್ಣಗೊಳಿಸುವೆವು.</p>	<p>عَمِيًّا وَوَبِكْمًا وَصَبَّأً مَاؤُهُمْ جَهَنَّمَ كُلَّمَا خَبَتْ زُرِدْنُهُمْ سَعِيرًا ﴿٣٧﴾</p>
<p>98. ನಮ್ಮ ಪ್ರತ್ಯಕ್ಷ ಪ್ರಮಾಣಗಳನ್ನು ಧಿಕ್ಕರಿಸಿ "ನಾವು ಎಲುಬುಗಳೂ ಮಣ್ಣೂ ಆಗಿ ಹೋದ ಬಳಿಕ ನಮ್ಮನ್ನು ಹೊಸದಾಗಿ ಸೃಷ್ಟಿಸಿ ಎಬ್ಬಿಸಲಾಗುವುದೇ?" ಎಂದು ಅವರು ಹೇಳಿದುದರ ಪ್ರತಿ ಫಲವಿದು.</p>	<p>ذَلِكَ جَزَاءُ هُم بآيَاتِنَا وَقَالُوا إِذَا كُنَّا عِظَامًا وَرُفَاتًا إِنَّهُمْ يُعْبَدُونَ خَلْقًا جَدِيدًا ﴿٣٨﴾</p>
<p>99. ಆಕಾಶಗಳನ್ನೂ ಭೂಮಿಯನ್ನೂ ಯಾವ ದೇವನು ಸೃಷ್ಟಿಸಿರುತ್ತಾನೋ ಅವನು ಖಂಡಿತವಾಗಿಯೂ ಇವರಂಥವರನ್ನು ಸೃಷ್ಟಿಸಲು ಶಕ್ತನೆಂಬುದು ಇವರಿಗೆ ಹೊಳೆಯಲಿಲ್ಲವೇ? ಅವನು ಇವರನ್ನು ಒಂದೆಡೆ ಸೇರಿಸಲಿಕ್ಕಾಗಿ ಒಂದು ಸಮಯವನ್ನು ನಿಶ್ಚಯಿಸಿಟ್ಟಿದ್ದಾನೆ. ಅದರ ಬರುವಿಕೆಯು ಖಚಿತ. ಆದರೆ ಅದನ್ನು ನಿರಾಕರಿಸಿಯೇ ತೀರುವೆವೆಂಬುದು ಅಕ್ರಮಿಗಳ ಹಟವಾಗಿದೆ.</p>	<p>أَوَلَمْ يَرَوْا أَنَّ اللَّهَ الَّذِي خَلَقَ السَّمَوَاتِ وَ الْأَرْضِ قَادِرٌ عَلَى أَنْ يَخْلُقَ مِنْهُمْ وَجَعَلَ لَهُمْ أَجَلًا لَا رَيْبَ فِيهِ فَا بَى الظَّالِمُونَ إِلَّا كُفْرًا ﴿٣٩﴾</p>
<p>100. ಓ ಪೈಗಂಬರರೇ, ಅವರೊಡನೆ ಹೇಳಿರಿ - "ನನ್ನ ಪ್ರಭುವಿನ ಕೃಪಾ ಭಂಡಾರಗಳು ನಿಮ್ಮ ಸ್ವಾಧೀನದಲ್ಲಿ ಇದ್ದು ಬಿಡುತ್ತಿದ್ದರೆ, ಖರ್ಚಾಗಿ ಹೋದೀತೆಂಬ ಆಶಂಕೆಯಿಂದ ಅವುಗಳನ್ನು ಖಂಡಿತವಾಗಿಯೂ ನೀವು ತಡೆದಿಡುತ್ತಿದ್ದಿರಿ. ನಿಜಕ್ಕೂ ಮಾನವನು ಬಹಳ ಸಂಕುಚಿತ ಮನಸ್ಸಿನವನಾಗಿದ್ದಾನೆ."³⁹</p>	<p>قُلْ لَوْ أَنْتُمْ تَتْلُونَ خَزَائِنَ رَحْمَةِ رَبِّي إِذْ لَا مَسَكْتُمْ خَشْيَةَ الْإِنْفَاقِ وَكَانَ الْإِنْسَانُ قَتُورًا ﴿٤٠﴾</p>
<p>101. ನಾವು ಮೂಸಾರಿಗೆ ಸೃಷ್ಟವಾಗಿ ತೋರುವ ಒಂಭತ್ತು ನಿದರ್ಶನಗಳನ್ನು ದಯಪಾಲಿಸಿದ್ದೆವು.⁴⁰ ಇನ್ನು ನೀವೇ ಬನೀಇಸ್ರಾಈಲರೊಡನೆ "ಮೂಸಾರು ಅವರಲ್ಲಿಗೆ ಬಂದಾಗ ಫಿರಾಣಿನನು ಓ ಮೂಸಾ, ಖಂಡಿತವಾಗಿಯೂ ನೀನೊಬ್ಬ ಮಾಟಬಾಧಿತ ಮನುಷ್ಯ</p>	<p>وَلَقَدْ آتَيْنَا مُوسَى تِسْعَ آيَاتٍ بَيِّنَاتٍ فَسَكَرُ بَنِي إِسْرَائِيلَ إِذْ جَاءَهُمْ فَقَالَ لَهُ فِرْعَوْنُ إِنِّي لَأَظُنُّكَ يُمُوسَى</p>
<p>39. ಮಕ್ಕಾದ ಬಹುದೇವಾರಾಧಕರು ಮುಹಮ್ಮದ್(ಸ) ಪ್ರವಾದಿತ್ವವನ್ನು ನಿರಾಕರಿಸುತ್ತಿದ್ದುದರ ಮನೋವೈಜ್ಞಾನಿಕ ಕಾರಣಗಳಲ್ಲಿ ಆ ಮೂಲಕ ಅವರ ಶ್ರೇಷ್ಠತೆಯನ್ನು ಸಮ್ಮತಿಸಬೇಕಾದೀತು ಎಂಬುದೂ ಒಂದಾಗಿತ್ತು. ತಮ್ಮ ಸಮಕಾಲೀನ ಮತ್ತು ಸಹಜೀವಿಯಾದ ವ್ಯಕ್ತಿಯ ಘನತೆಯನ್ನು ಒಪ್ಪಿಕೊಳ್ಳಲು ಮಾನವ ಸಾಮಾನ್ಯವಾಗಿ ಸನ್ನದ್ಧನಾಗುವುದಿಲ್ಲ. ಇದರ ಕುರಿತೇ, "ಒಬ್ಬನೇ ನೈಜ ಸ್ಥಾನಮಾನದ ಅಂಗೀಕಾರ ಮತ್ತು ಸಮ್ಮತಿಯ ವೇಳೆಯೂ ಅವರ ಮನಸ್ಸು ಮುದುಡುತ್ತದೆ. ಹಾಗಿರುವಾಗ ದೇವನು ತನ್ನ ಅನುಗ್ರಹದ ಚಾವಿಗಳನ್ನು ಅವರ ವಶಕ್ಕೆ ನೀಡಿದರೆ ಅವರು ಯಾರಿಗೂ ಚಿಕ್ಕಾಸನ್ನೂ ನೀಡುತ್ತಿರಲಿಲ್ಲ" ಎಂದು ಹೇಳಲಾಗುತ್ತಿದೆ.</p> <p>40. ಈ ಒಂಬತ್ತು ದೃಷ್ಟಾಂತಗಳ ವಿವರಗಳು ಅಲ್ ಅಲ್‌ರಾಫ್ ಅಧ್ಯಾಯದಲ್ಲಿ ಬಂದಿದೆ.</p>	

ನಾಗಿರುತ್ತೀ ಎಂದು ನಾನು ಶಂಕಿಸುತ್ತೇನೆಂದೇ ಹೇಳಿದ್ದನಷ್ಟೆ?"
ಎಂದು ಕೇಳಿರಿ.

﴿مَسْحُورًا﴾

102. ಅದಕ್ಕುತ್ತರವಾಗಿ ಮೂಸಾ ಹೇಳಿದರು, "ಈ ಪ್ರಜ್ಞಾಪೂರ್ಣ ಪ್ರತ್ಯಕ್ಷ ಪ್ರಮಾಣಗಳನ್ನು ಆಕಾಶಗಳ ಮತ್ತು ಭೂಮಿಯ ಪ್ರಭುವಿನ ಹೊರತು ಇನ್ನಾರೂ ಅವತೀರ್ಣಗೊಳಿಸಿಲ್ಲವೆಂದು ನೀನು ಚೆನ್ನಾಗಿ ತಿಳಿದಿರುವೆ.⁴¹ ಓ ಫಿರಾಫಿನ್! ನನ್ನ ಅಭಿಪ್ರಾಯ ಪ್ರಕಾರ ನೀನೊಬ್ಬ ಹತಭಾಗಿ ಆಗಿರುವೆ."

قَالَ لَقَدْ عَلِمْتُمْ مَا أَنْزَلَ هَؤُلَاءِ إِلَّا
رَبُّ السَّمَوَاتِ وَالْأَرْضِ بِصَاحِبِهِ وَإِنِّي
لَأَظُنُّكَ يُفْرِعُونَ مَثْبُورًا ﴿١٠٢﴾

103. ಕೊನೆಗೆ ಫಿರಾಫಿನ್‌ನು ಮೂಸಾ ಮತ್ತು ಬನೀಇಸ್ರಾಅೀಲರನ್ನು ಭೂಮುಖದಿಂದ ಕಿತ್ತೆಸೆಯ ಬೇಕೆಂದು ನಿರ್ಧರಿಸಿದನು. ಆದರೆ ನಾವು ಅವನನ್ನೂ ಅವನ ಸಂಗಡಿಗರನ್ನೂ ಒಟ್ಟಾಗಿ ಮುಳುಗಿಸಿ ಬಿಟ್ಟೆವು.

فَأَرَادَ أَنْ يَنْتَفِرَهُمْ مِنَ الْأَرْضِ
فَأَعْرَضْنَاهُ وَمَنْ مَعَهُ جَبِيحًا ﴿١٠٣﴾

104. ಆ ಬಳಿಕ ಬನೀಇಸ್ರಾಅೀಲರೊಡನೆ, "ನೀವಿನ್ನು ಭೂಮಿಯಲ್ಲಿ ನೆಲೆಸಿರಿ. ಮುಂದೆ ಪರಲೋಕದ ವಾಗ್ಧಾನದ ಸಮಯ ಬಂದಾಗ ನಾವು ನಿಮ್ಮೆಲ್ಲರನ್ನೂ ಒಟ್ಟಾಗಿ ತಂದು ಹಾಜರು ಪಡಿಸುವೆವು" ಎಂದು ಹೇಳಿದವು.

وَقُلْنَا مَنْ بَعْدَهُ لِبَنِي إِسْرَائِيلَ اسْكُنُوا
الْأَرْضَ فَإِذَا جَاءَ وَعْدُ الْآخِرَةِ جِئْنَا
بِكُمْ لَقِيًّا ﴿١٠٤﴾

105. ನಾವು ಈ ಕುರ್ಆನನ್ನು ಸತ್ಯ ಸಹಿತ ಅವತೀರ್ಣಗೊಳಿಸಿರುತ್ತೇವೆ ಮತ್ತು ಇದು ಸತ್ಯಸಹಿತವಾಗಿಯೇ ಅವತೀರ್ಣಗೊಂಡಿದೆ. ಓ ಪೈಗಂಬರರೇ! (ಸ್ವೀಕರಿಸುವವನಿಗೆ) ಸುವಾರ್ತೆ ನೀಡಲಿಕ್ಕಾಗಿ ಮತ್ತು (ನಿರಾಕರಿಸುವವನಿಗೆ) ಎಚ್ಚರಿಕೆ ಕೊಡಲಿಕ್ಕಾಗಿಯೇ ವಿನಾ ಇನ್ನಾವ ಕಾರ್ಯಕ್ಕೂ ನಾವು ನಿಮ್ಮನ್ನು ಕಳುಹಿಸಿರುವುದಿಲ್ಲ.

وَبِالْحَقِّ أَنْزَلْنَاهُ وَبِالْحَقِّ نَزَلَ وَمَا
أَرْسَلْنَاكَ إِلَّا مُبَشِّرًا وَنَذِيرًا ﴿١٠٥﴾

106. ನೀವು ಈ ಕುರ್ಆನನ್ನು ಸಂದರ್ಭೋಚಿತವಾಗಿ ಜನರಿಗೆ ಹೇಳಿ ಕೊಡಲಿಕ್ಕಾಗಿ ನಾವಿದನ್ನು ಸ್ವಲ್ಪ ಸ್ವಲ್ಪವಾಗಿ ಅವತೀರ್ಣಗೊಳಿಸಿದ್ದೇವೆ ಮತ್ತು ಇದನ್ನು ನಾವು (ಸಂದರ್ಭಾನುಸಾರ) ಹಂತ ಹಂತವಾಗಿ ಅವತೀರ್ಣಗೊಳಿಸಿದ್ದೇವೆ.

وَقُرْآنًا فَرَقْنَاهُ لِتَقْرَأَهُ عَلَى النَّاسِ عَلَى
مَكْتَبٍ وَنَزَّلْنَاهُ تَنْزِيلًا ﴿١٠٦﴾

41. ಈ ಮಾತನ್ನು ಹ. ಮೂಸಾ(ಅ) ಹೇಳಲು ಕಾರಣವೇನೆಂದರೆ, ಇಡೀ ರಾಷ್ಟ್ರದಲ್ಲಿ ಕ್ಷಾಮ ಆವರಿಸುವುದು, ಲಕ್ಷಗಟ್ಟಲೆ ಚದರ ಮೈಲುಗಳ ವಿಸ್ತೀರ್ಣದಲ್ಲಿ ಹಬ್ಬಿರುವ ಪ್ರದೇಶದಲ್ಲಿ ಕಷ್ಟಗಳ ಹಾವಳಿಯುಂಟಾಗುವುದು, ದೇಶದಾದ್ಯಂತದ ಗೋದಾಮುಗಳಿಗೆ ಕೀಟಬಾಧೆ ಯುಂಟಾಗುವುದೇ ಮುಂತಾದ ಸಾರ್ವತ್ರಿಕ ಸಂಕಷ್ಟಗಳು ಒಬ್ಬ ಜಾದೂಗಾರನ ಜಾದೂ ಅಥವಾ ಮಾನವನ ಚಮತ್ಕಾರ ಶಕ್ತಿಯಿಂದಾಗಿ ಗೋಚರಿಸಲು ಸಾಧ್ಯವಿಲ್ಲ. ಜಾದೂಗಾರ ನಿರ್ದಿಷ್ಟ ಸ್ಥಳದಲ್ಲಿ ಪ್ರೇಕ್ಷಕರ ಕಣ್ಣು ಕಟ್ಟಿ ಅವರಿಗೆ ಕೆಲವು ಚಮತ್ಕಾರಗಳನ್ನು ತೋರಿಸಬಹುದು. ಅವು ವಾಸ್ತವಿಕತೆಗಳಾಗಿರುವುದಿಲ್ಲ, ಬದಲಾಗಿ ಬರೇ ಕಣ್ಣುಕಟ್ಟು ಮಾತ್ರವಾಗಿರುತ್ತವೆ.

107. ಓ ಪೈಗಂಬರರೇ, ಅವರೊಡನೆ ಹೇಳಿರಿ- ನೀವು ಇದರ ಮೇಲೆ ವಿಶ್ವಾಸವಿಟ್ಟಿರೂ ಇಡದಿದ್ದರೂ ಇದಕ್ಕೆ ಮುಂಚೆ ಜ್ಞಾನ ಕೊಡಲ್ಪಟ್ಟವರಿಗೆ ಇದನ್ನು ಓದಿ ಹೇಳಿದಾಗ ಅವರು ತಲೆಬಾಗಿ ಅಧೋಮುಖಿಗಳಾಗಿ ಸಾಷ್ಟಾಂಗವೆರಗಿ ಬಿಡುತ್ತಾರೆ-

قُلْ اٰمِنُوْا بِهٖ اَوْ لَا تُؤْمِنُوْا اِنَّ الَّذِيْنَ
اٰرْتُوْا الْعِلْمَ مِنْ قَبْلِهٖ اِذَا يُتْلٰى عَلَيْهِمْ
يَخْرُوْنَ لِلاَّذْقَانِ سٰجِدًا ۝۱۰۷

108. ಮತ್ತು "ನಮ್ಮ ಪ್ರಭು ಪರಮಪಾವನನು. ಅವನ ವಾಗ್ನಾನ ಪೂರ್ಣಗೊಳ್ಳಲೇಬೇಕು" ಎಂದು ಉದ್ಗಾರವೆತ್ತುತ್ತಾರೆ.

وَيَقُوْلُوْنَ سُبْحٰنَ رَبِّنَا اِنْ كٰنَ وَعْدُ
رَبِّنَا كَمَفْعُوْلًا ۝۱۰۸

109. ಅವರು ಪ್ರಲಾಪಿಸುತ್ತ ಅಧೋಮುಖಿಗಳಾಗಿ ಬಿಡುತ್ತಾರೆ ಮತ್ತು ಇದನ್ನು ಕೇಳಿ ಅವರ ದೀನತಾಭಾವವು ಇನ್ನಷ್ಟು ವರ್ಧಿಸುತ್ತದೆ.

وَيَخْرُوْنَ لِلاَّذْقَانِ يَكُوْنُوْنَ وَيَزِيْدُهُمْ
خُسُوْعًا ۝۱۰۹

110. ಓ ಪೈಗಂಬರರೇ, ಇವರೊಡನೆ ಹೇಳಿರಿ! "ಅಲ್ಲಾಹ್ ಎಂದು ಕರೆಯಿರಿ ಅಥವಾ ಪರಮ ದಯಾಮಯ ಎಂದು ಕರೆಯಿರಿ" ಯಾವ ಹೆಸರಿಂದ ಕರೆದರೂ ಅವನಿಗೆ ಎಲ್ಲವೂ ಒಳ್ಳೆಯ ನಾಮಗಳೇ ಇವೆ⁴² ಮತ್ತು ನಿಮ್ಮ ನಮಾಝನ್ನು ಬಹಳ ಉಚ್ಚ ಸ್ವರದಲ್ಲಾಗಲಿ ತೀರಾ ಮೆಲುದನಿಯಲ್ಲಾಗಲಿ ನಿರ್ವಹಿಸಬೇಡಿರಿ. ಇವೆರಡರ ನಡುವೆ ಮಧ್ಯಮ ತರದ ಧ್ವನಿಯನ್ನಿರಿಸಿಕೊಳ್ಳಿರಿ.⁴³

قُلْ اِذْعُوْا اللّٰهَ اَوْ اِذْعُوْا الرَّحْمٰنَ اَيًّا مَّا
تَدْعُوْا فَلهٗ الْاَسْمَاءُ الْحُسْنٰى ؕ وَلَا
تَجْهَرُوْا بِصَلٰاتِكُمْ وَلَا تَخٰفَتْ بِهَا وَاَبْتَغِ
بَيْنَ ذٰلِكَ سَبِيْلًا ۝۱۱۰

111. ಮತ್ತು ಹೇಳಿರಿ! "ಸರ್ವಸ್ತುತಿಗಳೂ ಅಲ್ಲಾಹನಿಗೇ ಮೊಸಲು. ಅವನು ಯಾರನ್ನೂ ಮಗನನ್ನಾಗಿ ಮಾಡಿಕೊಳ್ಳಲಿಲ್ಲ. ಅವನ ಪ್ರಭುತ್ವದಲ್ಲಿ ಯಾರೂ ಸಹಭಾಗಿಯಿಲ್ಲ. ಅವನಿಗೊಬ್ಬ ರಕ್ಷಕ ಮಿತ್ರನಿದ್ದಾನೆನ್ನಲು ಅವನೇನೂ ವಿವಶನಲ್ಲ. ಅವನ ಹಿರಿಮೆಯನ್ನು- ಪರಿಪೂರ್ಣವಾದ ಹಿರಿಮೆಯನ್ನು- ಕೊಂಡಾಡಿರಿ."

وَقُلِ الْحَمْدُ لِلّٰهِ الَّذِيْ لَمْ يَخْزُ وَلَا
وَلَمْ يَكُنْ لَهٗ شَرِيْكٌ فِى الْمُلْكِ
وَلَمْ يَكُنْ لَهٗ وَلِيٌّ مِّنَ الدُّنْيَا
وَكَبِّرَ هُوَ تَكْبِيْرًا ۝۱۱۱

42. ಇದು ಮಕ್ಕಾದ ಬಹುದೇವವಿಶ್ವಾಸಿಗಳ ಆಕ್ಷೇಪಕ್ಕೆ ನೀಡಲಾಗಿರುವ ಉತ್ತರ. ಸೃಷ್ಟಿಕರ್ತನಿಗೆ 'ಅಲ್ಲಾಹ್' ಎಂಬ ಹೆಸರನ್ನೇನೂ ನಾವು ಕೇಳಿದ್ದೇವೆ, ಆದರೆ ಈ 'ರಹ್ಮಾನ್' ಎಂಬ ಹೆಸರನ್ನು ನೀವು ಎಲ್ಲಿಂದ ತಂದಿರುವಿರಿ ಎಂಬುದು ಅವರ ಆಕ್ಷೇಪವಾಗಿತ್ತು. ಅವರ ಬಳಿ ಆ ಹೆಸರು ಪ್ರಚಲಿತವಿರಲಿಲ್ಲ. ಆದ್ದರಿಂದ ಅದನ್ನು ಕೇಳಿದಾಗ ಅವರು ಮೂಗಿನ ಮೇಲೆ ಬೆರಳಿಟ್ಟು ಕೊಳ್ಳುತ್ತಿದ್ದರು.

43. ಇಬ್ನ್ ಅಬ್ಬಾಸ್(ರ) ಪ್ರಕಾರ, ಪ್ರವಾದಿವರ್ಯ(ಸ) ಅಥವಾ ಅವರ ಇತರ ಸಂಗಾತಿಗಳು ಮಕ್ಕಾದಲ್ಲಿ ನಮಾಝ್ ನಿರ್ವಹಿಸುತ್ತಿದ್ದಾಗ ಉಚ್ಚಸ್ವರದಲ್ಲಿ ಕುರ್ಆನ್ ಪಠಿಸಿದರೆ ಸತ್ಯನಿಷೇಧಿಗಳು ಗದ್ದಲವೆಬ್ಬಿಸುತ್ತಿದ್ದರು. ಕೆಲವೊಮ್ಮೆ ಬೈಗುಗಳ ಸರಣಿಯನ್ನೇ ಆರಂಭಿಸಿ ಬಿಡುತ್ತಿದ್ದರು. ಆದ್ದರಿಂದಲೇ ಸತ್ಯನಿಷೇಧಿಗಳು ಗದ್ದಲವೆಬ್ಬಿಸಲು ಕಾರಣವಾಗುವಷ್ಟು ಉಚ್ಚಸ್ವರದಲ್ಲೂ ಓದಿದಿರಿ. ಹಾಗೆಯೇ ತಮ್ಮ ಸಂಗಾತಿಗಳಿಗೂ ಕೇಳಲು ಸಾಧ್ಯವಾಗದಷ್ಟು ಮೆಲುದ್ವನಿಯಲ್ಲೂ ಓದಿದಿರಿ. ಈ ಆದೇಶ ಆಗಿನ ಪರಿಸ್ಥಿತಿಗೆ ಮಾತ್ರವಾಗಿದೆ. ಮದೀನಾದಲ್ಲಿ ಬದಲಾದ ಪರಿಸ್ಥಿತಿಯಲ್ಲಿ ಈ ಆದೇಶ ಬಾಕಿ ಇರಲಿಲ್ಲ. ಆದರೆ ಮುಸ್ಲಿಮರು ಮಕ್ಕಾದಂತಹ ಪರಿಸ್ಥಿತಿಯನ್ನು ಎದುರಿಸಬೇಕಾಗಿ ಬಂದಾಗಲೆಲ್ಲಾ ಈ ನಿರ್ದೇಶದಂತೆಯೇ ವರ್ತಿಸಬೇಕು.

(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಸರ್ವಸ್ತುತಿ ಅಲ್ಲಾಹನಿಗೆ, ಅವನು ತನ್ನ ದಾಸನ ಮೇಲೆ ಈ ಗ್ರಂಥವನ್ನು ಅವತೀರ್ಣ ಗೊಳಿಸಿದನು ಮತ್ತು ಅದರಲ್ಲೇನೂ ವಕ್ರತೆಯನ್ನಿರಿಸಲಿಲ್ಲ.
- 2-3. ನಿಖರವಾದ ನೇರ ಮಾತನ್ನಾಡುವಂತಹ ಗ್ರಂಥ. ಇದು ಜನರಿಗೆ ಅಲ್ಲಾಹನ ಘೋರ ಯಾತನೆಯ ಎಚ್ಚರಿಕೆ ನೀಡಲಿಕ್ಕಾಗಿ ಮತ್ತು ಸತ್ಯವಿಶ್ವಾಸವನ್ನಿರಿಸಿ ಸತ್ಕರ್ಮವೆಸಗುವವರಿಗೆ, ಉತ್ತಮ ಪ್ರತಿಫಲ ಸಿಗಲಿದೆಯೆಂದೂ ಅವರು ಅದರಲ್ಲಿ ಸದಾಕಾಲ ವಾಸಿಸುವರೆಂದೂ ಸುವಾರ್ತೆ ನೀಡಲಿಕ್ಕಾಗಿದೆ-
4. ಮತ್ತು ಅಲ್ಲಾಹನು ಯಾರನ್ನಾದರೂ ತನ್ನ ಪುತ್ರರನ್ನಾಗಿಸಿದ್ದಾನೆಂದು ಹೇಳುವವರನ್ನು ಎಚ್ಚರಿಸುವುದಕ್ಕಾಗಿದೆ.
5. ಇದರ ಬಗ್ಗೆ ಅವರಿಗೆ ಚ್ಚಾನವೇನೂ ಇಲ್ಲ. ಅವರ ಪೂರ್ವಿಕರಿಗೂ ಇರಲಿಲ್ಲ. ಅವರ ಬಾಯಿಯಿಂದ ಹೊರಡುವ ಈ ಮಾತು ಬಹಳ ಘೋರವಾದುದು. ಅವರು ಕೇವಲ ಹುಸಿಯನ್ನಾಡುತ್ತಿದ್ದಾರೆ.
6. ಓ ಪೈಗಂಬರರೇ, ಇವರು ಈ ಬೋಧನೆಯ ಮೇಲೆ ವಿಶ್ವಾಸ ವರಿಸದಿದ್ದರೆ ಪ್ರಾಯಶಃ ನೀವು ಇವರ ಹಿಂದೆ ವ್ಯಥೆಯಿಂದ ನಿಮ್ಮ ಜೀವವನ್ನೇ ಕಳೆದುಕೊಳ್ಳುವವರಿದ್ದೀರಿ.
7. ವಾಸ್ತವದಲ್ಲಿ ಇವರ ಪೈಕಿ ಯಾರು ಉತ್ತಮ ಕರ್ಮಗಳನ್ನು ಮಾಡುತ್ತಾರೆಂದು ಪರೀಕ್ಷಿಸಲಿಕ್ಕಾಗಿ ನಾವು ಈ ಭೂಮಿಯಲ್ಲಿರುವ ಎಲ್ಲ ವಸ್ತುಗಳನ್ನು ಭೂಮಿಗೆ ಅಲಂಕಾರವನ್ನಾಗಿ ಮಾಡಿರುತ್ತೇವೆ.

بِسْمِ اللَّهِ الرَّحْمَنِ الرَّحِيمِ

أَلْحَمْدُ لِلَّهِ الَّذِي أَنْزَلَ عَلَى عَبْدِهِ
الْكِتَابَ وَلَمْ يَجْعَلْ لَهُ عِوَجًا ۝

قِيمًا لِيُنذِرَ بَأْسًا شَدِيدًا لِمَنْ لَدُنْهُ
وَيُبَشِّرَ الْمُؤْمِنِينَ الَّذِينَ يَعْمَلُونَ
الصَّالِحَاتِ أَنَّ لَهُمْ أَجْرًا حَسَنًا ۝
مَا كَثُرِينَ فِيهِ أَبَدًا ۝

وَيُنذِرَ الَّذِينَ قَالُوا اتَّخَذَ اللَّهُ وَلَدًا ۝

مَا لَهُمْ بِهِ مِنْ عِلْمٍ وَلَا لِآبَائِهِمْ ۝
كَبُرَتْ كَلِمَةً تَخْرُجُ مِنْ أَفْوَاهِهِمْ
إِنْ يَقُولُونَ إِلَّا كَذِبًا ۝

فَلَعَلَّكَ بَآخِئَةَ نَفْسِكَ عَلَى آثَارِهِمْ
إِنْ لَمْ يُؤْمِنُوا بِهَذَا الْحَدِيثِ آسَفًا ۝

إِنَّا جَعَلْنَا مَا عَلَى الْأَرْضِ زِينَةً لَهَا
لِنَبْلُوَهُمْ أَيُّهُمْ أَحْسَنُ عَمَلًا ۝

8. ಕಟ್ಟಕಡೆಗೆ ನಾವು ಇದನ್ನೆಲ್ಲಾ ಒಂದು ಬಟ್ಟೆ ಬಯಲನ್ನಾಗಿ ಮಾಡಿ ಬಿಡುವವರಿದ್ದೇವೆ.

وَأِنَّا لَجَعَلُونَ مَا عَلَيْهَا صَعِيدًا جُرُزًا ۝

9. ಗುಹಾವಾಸಿಗಳು ಮತ್ತು ಶಿಲಾಲೇಖನದವರು! ನಮ್ಮ ಅದ್ಭುತ ನಿರ್ದರ್ಶನಗಳಲ್ಲಾಗಿದ್ದರೆಂದು ನೀವು ಭಾವಿಸುತ್ತೀರಾ?

أَمْ حَسِبْتُمْ أَنَّ أَصْحَابَ الْكَهْفِ
وَ الرَّقِيمِ ۖ كَانُوا مِن آيَاتِنَا عَجَبًا ۝

10. ಆ ಕೆಲವು ಮಂದಿ ತರುಣರು ಗುಹೆಯೊಳಗೆ ಆಶ್ರಯ ಪಡೆದರು ಮತ್ತು, "ಓ ನಮ್ಮ ಪ್ರಭೂ! ನಮಗೆ ನಿನ್ನ ವಿಶಿಷ್ಟ ಕೃಪೆಯನ್ನು ದಯಪಾಲಿಸು ಮತ್ತು ನಮ್ಮ ವ್ಯವಹಾರವನ್ನು ಸುಗಮಗೊಳಿಸು" ಎಂದರು.

إِذْ أَوَى الْفِتْيَةُ إِلَى الْكَهْفِ فَقَالُوا رَبَّنَا
آتِنَا مِن لَدُنْكَ رَحْمَةً وَ هَيِّئْ لَنَا
مِن أَمْرِنَا رَشَدًا ۝

11. ಆಗ ನಾವು ಅವರನ್ನು ಕಿವಿ ತಟ್ಟಿ ಅದೇ ಗುಹೆಯೊಳಗೆ ಅನೇಕ ವರ್ಷಗಳ ವರೆಗೆ ಗಾಢ ನಿದ್ರೆಯಲ್ಲಿ ಮಲಗಿಸಿಬಿಟ್ಟೆವು.

فَضَرَبْنَا عَلَى آذَانِهِمْ فِي الْكَهْفِ
سِنِينَ عَدَدًا ۝

12. ಅನಂತರ ಅವರ ಎರಡು ಗುಂಪುಗಳಲ್ಲಿ ಯಾವುದು ತನ್ನ (ಗುಹಾ) ವಾಸದ ಕಾಲಾವಧಿಯನ್ನು ಸರಿಯಾಗಿ ಗಣಿಸುತ್ತದೆಂದು ನೋಡಲಿಕ್ಕಾಗಿ ನಾವು ಅವರನ್ನು ಪುನಃ ಎಬ್ಬಿಸಿದೆವು.

ثُمَّ بَعَثْنَا لَهُمْ لِنَعْلَمَ أَيُّ الْحِزْبَيْنِ
أَحْصَى لِمَا لَبِثُوا أَ مَدًا ۝

13. ನಾವು ಅವರ ನಿಜ ಕಥೆಯನ್ನು ನಿಮಗೆ ತಿಳಿಸುತ್ತೇವೆ. ಅವರು ತಮ್ಮ ಪ್ರಭುವಿನ ಮೇಲೆ ವಿಶ್ವಾಸವಿಟ್ಟಿದ್ದ ಕೆಲವು ಮಂದಿ ತರುಣರಾಗಿದ್ದರು. ನಾವು ಅವರಿಗೆ ಸನ್ಮಾರ್ಗದರ್ಶನವನ್ನು ವೃದ್ಧಿಗೊಳಿಸಿದ್ದೆವು.²

نَحْنُ نَقُصُّ عَلَيْكَ نَبَأَهُم بِالْحَقِّ ۖ
إِنَّهُمْ فِي بَيْتِنَا لَأَمْتُونَ ۖ وَ زِدْنَاهُمْ هُدًى ۝

14. ಅವರು ಎದ್ದಾಗ ನಾವು ಅವರ ಮನಸ್ಸನ್ನು ಬಲಗೊಳಿಸಿದೆವು. ಅವರು ಹೀಗೆ ಘೋಷಿಸಿದರು- "ಆಕಾಶಗಳ ಮತ್ತು ಭೂಮಿಯ ಪ್ರಭುವೇ ನಮ್ಮ ಪ್ರಭು. ನಾವು ಅವನನ್ನು ಬಿಟ್ಟು ಇತರ ಯಾರನ್ನೂ ಆರಾಧ್ಯನೆಂದು ಕರೆದು ಪ್ರಾರ್ಥಿಸಲಾರೇವು. ನಾವು ಹಾಗೆ ಮಾಡಿದರೆ ಅದು ಅಸಂಬಂಧ ಮಾತಾಗುವುದು."

وَ رَبَّنَا عَلَى قُلُوبِهِمْ إِذْ قَامُوا فَقَالُوا
رَبُّنَا رَبُّ السَّمَوَاتِ وَالْأَرْضِ كُنْ نَدْعُوا
مِن دُونِهَا إِلَهًا لَقَدْ قُلْنَا إِذًا شَطَطًا ۝

1. ಅರ್ಥಾತ್- ತಮ್ಮ ವಿಶ್ವಾಸದ ರಕ್ಷಣೆಗಾಗಿ ಗುಹೆಯಲ್ಲಿ ಆಶ್ರಯ ಪಡೆದ ಯುವಕರು. ಅವರ ಸ್ಮರಣಾರ್ಥವಾಗಿ ಅನಂತರ ಗುಹೆಯಲ್ಲಿ ಫಲಕ ಹಚ್ಚಲಾಗಿತ್ತು.

2. ಈ ಯುವಕರು ಪ್ರವಾದಿ ಮಸೀಹ್(ಅ) ಆರಂಭಕಾಲದ ಅನುಯಾಯಿಗಳಾಗಿದ್ದರು. ಅವರು, ಬಹುದೇವಾರಾಧನೆಯಲ್ಲಿ ನಿರತವಾಗಿದ್ದ ಮತ್ತು ಏಕದೇವವಿಶ್ವಾಸಿಗಳ ಬದ್ಧ ವೈರಿಗಳಾಗಿದ್ದ ರೋಮನ್ ಸಾಮ್ರಾಜ್ಯದ ಪ್ರಜೆಗಳಾಗಿದ್ದರು.

15. (ತರುವಾಯ ಅವರು, ಪರಸ್ಪರ ಹೀಗೆ ಹೇಳಿದರು): "ನಮ್ಮ ಜನಾಂಗವು ಜಗತ್ಪಾಲಕನನ್ನು ಬಿಟ್ಟು ಇತರರನ್ನು ತನ್ನ ಆರಾಧ್ಯರಾಗಿ ಮಾಡಿಕೊಂಡಿದೆ. ಅವರು (ಅಥವಾ ಅವುಗಳು) ಆರಾಧನೆಗೆ ಯೋಗ್ಯರೆಂಬ ಬಗ್ಗೆ ಇವರು ಸೃಷ್ಟಿ ಪ್ರಮಾಣಗಳನ್ನೇಕೆ ತರುವುದಿಲ್ಲ? ಅಲ್ಲಾಹನ ಮೇಲೆ ಮಿಥ್ಯಾರೋಪ ಹೊರಿಸುವವನಿಗಿಂತ ಹಿರಿಯ ಅಕ್ರಮಿ ಇನ್ನಾರಿರಬಹುದು?"

هُؤُلَاءِ قَوْمُنَا اتَّخَذُوا مِنْ دُونِ اللَّهِ لَوْلَا يُاتُونَ عَلَيْهِمْ سُلْطَانٌ بَيِّنٌ فَمَا أَظْلَمُ مِمَّنِ افْتَرَى عَلَى اللَّهِ كَذِبًا ۝

16. ನೀವೀಗ ಅವರಿಂದಲೂ ಅವರ ಆರಾಧ್ಯರಾಗಿರುವ ಅಲ್ಲಾಹೇತರರಿಂದಲೂ ಬೇರ್ಪಟ್ಟಿದ್ದೀರಿ. ಆದುದರಿಂದ ನಡೆಯಿರಿ, ಆ ಗುಹೆಯೊಳಗೆ ಆಶ್ರಯ ಪಡೆಯೋಣ. ನಿಮ್ಮ ಪ್ರಭು ನಿಮ್ಮ ಮೇಲೆ ತನ್ನ ಕೃಪಾಶ್ರಯವನ್ನು ವಿಶಾಲಗೊಳಿಸುವನು ಮತ್ತು ನಿಮ್ಮ ಕಾರ್ಯಕ್ಕಾಗಿ ಸಾಧನಾನುಕೂಲತೆಗಳನ್ನು ಒದಗಿಸುವನು."

وَإِذِ اعْتَزَلْتُمُوهُمْ وَرَبَّابِعِدُونَ إِلَّا اللَّهُ فَأَوَّا إِلَى الْكُهْفِ يَنْشُرُ لَكُمْ رَبُّكُمْ مِنْ أَحْسَنِهِ وَيَهَيِّئُ لَكُمْ مِنْ أَمْرِكُمْ مَرْفَقًا ۝

17. ನೀವು ಅವರನ್ನು ಗುಹೆಯೊಳಗೆ ನೋಡುತ್ತಿದ್ದರೆ ಸೂರ್ಯನು ಉದಯಿಸುವಾಗ ಅವರ ಗುಹೆಯನ್ನು ಬಿಟ್ಟು ಬಲಭಾಗಕ್ಕೆ ಏರುತ್ತಿರುವಂತೆಯೂ ಅಸ್ತಮಿಸುವಾಗ ಅವರನ್ನು ತಪ್ಪಿಸಿ ಎಡಭಾಗಕ್ಕೆ ಇಳಿಯುತ್ತಿರುವಂತೆಯೂ ಅವರು ಗುಹೆಯೊಳಗೆ ಒಂದು ವಿಶಾಲವಾದ ಸ್ಥಳದಲ್ಲಿ ಬಿದ್ದುಕೊಂಡಿದ್ದು ಕಾಣುತ್ತಿದ್ದಿರಿ. ಇದು ಅಲ್ಲಾಹನ ನಿರ್ದೇಶನಗಳಲ್ಲೊಂದು. ಅಲ್ಲಾಹನು ಯಾರಿಗೆ ಮಾರ್ಗದರ್ಶನ ನೀಡುವನೋ ಅವನೇ ಮಾರ್ಗದರ್ಶನ ಹೊಂದುವನು ಮತ್ತು ಯಾರನ್ನು ಅಲ್ಲಾಹನು ಪಥಭ್ರಷ್ಟಗೊಳಿಸುವನೋ ಅವನಿಗಾಗಿ ನೀವು ಯಾವ ರಕ್ಷಕ ಮಿತ್ರ- ಮಾರ್ಗದರ್ಶಕನನ್ನೂ ಪಡೆಯಲಾರಿರಿ.

وَ تَرَى الشَّمْسَ إِذَا طَلَعَتْ تَزُورُ عَنْ كُهْفِهِمْ ذَاتَ الْيَمِينِ وَإِذَا غَرَبَتْ تَقْرِضُهُمْ ذَاتَ الشِّمَالِ وَهُمْ فِي نَجْوَى مِنْهُ ۚ ذَلِكَ مِنْ آيَاتِ اللَّهِ لَعَلَّكُمْ تَهْتَدُونَ ۝

18. ನೀವು ಅವರನ್ನು ಕಂಡರೆ ಅವರು ಎಚ್ಚರವಿದ್ದಾರೆಂದು ತಿಳಿಯುತ್ತಿದ್ದಿರಿ. ವಸ್ತುತಃ ಅವರು ನಿದ್ರಿಸುತ್ತಿದ್ದರು. ನಾವು ಅವರನ್ನು ಬಲಕ್ಕೂ ಎಡಕ್ಕೂ ಪಾರ್ಶ್ವಪಲ್ಲಟಗೊಳಿಸುತ್ತಿದ್ದೆವು ಮತ್ತು ಅವರ ನಾಯಿಯು ಗುಹೆಯದ್ದಾರದಲ್ಲಿ ಮುಂಗಾಲುಗಳನ್ನು ಹರಡಿ ಕುಳಿತಿತ್ತು. ನೀವೆಲ್ಲಾದರೂ ಅವರನ್ನು ಇಣುಕಿ ನೋಡುತ್ತಿದ್ದರೆ ಹಿಂದಿರುಗಿ ಓಟ ಕೀಳುತ್ತಿದ್ದಿರಿ ಮತ್ತು ಅವರ ದೃಶ್ಯದಿಂದ ನಿಮ್ಮಲ್ಲಿ ಭೀತಿಯುಂಟಾಗಿ ಬಿಡುತ್ತಿತ್ತು.

وَ تَحْسَبُهُمْ آتِقَافًا وَهُمْ رُقُودٌ وَ نَقْلَهُمْ ذَاتَ الْيَمِينِ وَ ذَاتَ الشِّمَالِ وَ كَلْبُهُمْ بَاسِطٌ ذِرَاعَيْهِ بِالْوَصِيدِ ۚ لَوِ اطَّلَعْتَ عَلَيْهِمْ لَوَلَّيْتَ مِنْهُمْ فِرَارًا وَ لَلَّيْتُمْ مِنْهُمْ رُعبًا ۝

3. ಪರಸ್ಪರ ಒಪ್ಪಂದ ಮಾಡಿಕೊಂಡಂತೆ ಅವರು ನಗರದ ಹೊರವಲಯದ ಪರ್ವತಗಳ ನಡುವೆ ಗುಹೆಯೊಂದರ ಬಳಿ ಹೋಗಿ ಅಡಗಿ ಕುಳಿತರು. ಆ ಮೂಲಕ ಅವರು ಕಲ್ಲೆಸೆದು ಕೊಲ್ಲುವುದರಿಂದ ಅಥವಾ ಧರ್ಮಭ್ರಷ್ಟರಾಗಲು ನಿರ್ಬಂಧಿತರಾಗುವುದರಿಂದ ರಕ್ಷಣೆ ಪಡೆಯಬಯಸಿದ್ದರು. ಇದರ ಪ್ರಸ್ತಾಪವನ್ನು ಈ ಮಧ್ಯೆ ಬಿಟ್ಟು ಬಿಡಲಾಗಿದೆ.

19. ಅವರು ಪರಸ್ಪರ ವಿಚಾರಿಸಿಕೊಳ್ಳಲಿಕ್ಕಾಗಿ ಇದೇ ವೈಚಿತ್ರ್ಯದೊಂದಿಗೆ ನಾವು ಅವರನ್ನು ಎಬ್ಬಿಸಿದೆವು⁴ ಅವರಲ್ಲೊಬ್ಬನು- "ಈ ಸ್ಥಿತಿಯಲ್ಲಿ ನೀವು ಎಷ್ಟು ಕಾಲ ಇದ್ದಿರಿ?" ಎಂದನು. ಆಗ ಉಳಿದವರು, "ಪ್ರಾಯಶಃ ಒಂದು ದಿನ ಅಥವಾ ಅದಕ್ಕಿಂತ ಸ್ವಲ್ಪ ಕಡಿಮೆ ಇರಬಹುದು" ಎಂದರು. ತರುವಾಯ ಅವರು, "ನಮ್ಮ ಎಷ್ಟು ಕಾಲಾವಧಿಯು ಈ ಅವಸ್ಥೆಯಲ್ಲಿ ಕಳೆಯಿತೆಂಬುದನ್ನು ಅಲ್ಲಾಹನೇ ಚೆನ್ನಾಗಿ ಬಲ್ಲನು. ಸರಿ, ಈಗ ನಾವು ನಮ್ಮಲ್ಲೊಬ್ಬನನ್ನು ಬೆಳ್ಳಿಯ ಈ ನಾಣ್ಯ ಕೊಟ್ಟು ಪೇಟೆಗೆ ಕಳುಹಿಸೋಣ. ಅವನು ಅತ್ಯುತ್ತಮ ಆಹಾರ ಎಲ್ಲಿ ಸಿಗುತ್ತದೆಂದು ನೋಡಲಿ. ಅಲ್ಲಿಂದ ಅವನು ಸ್ವಲ್ಪ ಆಹಾರವನ್ನು ತರಲಿ. ಅವನು ಸ್ವಲ್ಪ ಜಾಗರೂಕತೆಯಿಂದ ಕಾರ್ಯವೆಸಗಲಿ. ಅವನಿಂದಾಗಿ ನಾವು ಇಲ್ಲಿದ್ದೇವೆಂಬ ಸುಳಿವು ಯಾರಿಗೂ ಸಿಗಬಾರದು.

وَكَذَلِكَ بَعَثْنَاهُمْ لِيَتَسَاءَلُوا بَيْنَهُمْ ط قَالَ قَائِلٌ مِّنْهُمْ كَمْ لَبِثْتُمْ ط قَالُوا لَبِثْنَا يَوْمًا أَوْ بَعْضَ يَوْمٍ ط قَالُوا رَبُّكُمْ أَعْلَمُ بِمَا لَبِثْتُمْ ط فَابْعَثُوا أَحَدَكُمْ بِرِءْفَقِكُمْ هُنَا إِلَى الْمَرْيُومِ ط فَانظُرْ أَيُّهَا أَنْزَلَىٰ ط كَمَا فَلْيَأْتِكُمْ بِرِزْقٍ مِّنْهُ وَليَتَكَلَّفْ وَلَا تَشْجَرْتُمْ بِكُمْ أَحَدًا ۝

20. ಅವರ ಕೈಗೆ ನಾವು ಸಿಕ್ಕಿ ಬಿಟ್ಟರೆ ಅವರು ನಮ್ಮನ್ನು ಕಲ್ಲೆಸೆದು ಕೊಂದೇ ಬಿಡುವರು ಅಥವಾ ಬಲಾತ್ಕಾರವಾಗಿ ನಮ್ಮನ್ನು ತಮ್ಮ ಮತಕ್ಕೆ ಮರಳಿ ಕೊಂಡೊಯ್ಯುವರು. ಹಾಗಾಗಿ ಬಿಟ್ಟರೆ ನಾವೆಂದೂ ಯಶಸ್ವಿಯಾಗಲಾರೇವು" ಎಂದರು.

إِنَّهُمْ إِنْ يَظْهَرُوا عَلَيْكُمْ يَرْجُمُوكُمْ أَوْ يُعِيدُوكُمْ فِي مِلَّتِهِمْ وَكُنْ تَفْحِحًا إِذْ أَبَدًا ۝

21. ಹೀಗೆ ಅಲ್ಲಾಹನ ವಾಗ್ದಾನವು ಸತ್ಯವೆಂದೂ ಪುನರುತ್ಥಾನದ ಆ ಘಳಿಗೆಯು ಖಂಡಿತವಾಗಿಯೂ ಬಂದೇ ತೀರುವುದೆಂದೂ ಜನರು ತಿಳಿಯುವಂತಾಗಲು ನಾವು ನಗರವಾಸಿಗಳಿಗೆ ಇವರ ಸ್ಥಿತಿಯನ್ನು ತಿಳಿಯಪಡಿಸಿದೆವು.⁵ (ನಿಜವಾಗಿ ಇದುವೇ ಚಿಂತನಾರ್ಹ ವಿಷಯವಾಗಿದ್ದರೂ) ಆಗ ಅವರು ಇವರ (ಗುಹೆಯವರ) ಬಗ್ಗೆ ಹೇಗೆ ವರ್ತಿಸಬೇಕೆಂದು ತರ್ಕಿಸುತ್ತಿದ್ದರು. "ಇವರ ಮೇಲೊಂದು ಗೋಡೆ ಕಟ್ಟಿಬಿಡಿರಿ. ಇವರ ವಿಷಯ ಇವರ ಪ್ರಭುವೇ ಚೆನ್ನಾಗಿ

وَكَذَلِكَ أَعْتَرْنَا عَلَيْهِمْ لِيَعْلَمُوا أَن وَعَدَ اللَّهُ حَقًّا وَ أَنَّ السَّاعَةَ لَا رَيْبَ فِيهَا ۚ إِذْ يَتَنَازَعُونَ بَيْنَهُمْ أَمْرَهُمْ فَقَالُوا ابْنُوا عَلَيْهِم بُيُوتًا ط رَّبُّهُمْ أَعْلَمُ بِهِمْ ط قَالَ الَّذِينَ عَلَبُوا عَلَىٰ

4. ಅರ್ಥಾತ್- ವಿಚಿತ್ರ ರೀತಿಯಲ್ಲಿ ಅವರನ್ನು ನಿರ್ದಿಸುವಂತೆ ಮಾಡಿ ಜಗತ್ತನ್ನು ಅವರ ಬಗೆಗಿನ ತಿಳಿವಳಿಕೆಯಿಂದ ದೂರವಿಡಲಾದಂತೆಯೇ, ದೀರ್ಘಾವಧಿಯ ನಂತರ ಅವರು ಎಬ್ಬಿಸಲ್ಪಡುವುದೂ ಪವಾಡ ಸದೃಶವಾದ ವೈಚಿತ್ರ್ಯವಾಗಿತ್ತು.
5. ಅರ್ಥಾತ್- ಆ ವ್ಯಕ್ತಿ ಊಟ ತರಲಿಕ್ಕಾಗಿ ಪೇಟೆಗೆ ಹೋದಾಗ ಜಗತ್ತು ಬದಲಾಗಿತ್ತು. ಮೂರ್ತಿ ಪೂಜೆಯಲ್ಲಿ ತಲ್ಲೀನವಾಗಿದ್ದ ರೋಮ್, ಕ್ರೈಸ್ತಧರ್ಮ ಸ್ವೀಕರಿಸಿ ದೀರ್ಘ ಕಾಲ ಕಳೆದಿತ್ತು. ಭಾಷೆ, ನಾಗರಿಕತೆ, ಸಂಸ್ಕೃತಿ, ಉಡುಪು ಹೀಗೆ ಎಲ್ಲದರಲ್ಲೂ ಸ್ಪಷ್ಟ ವ್ಯತ್ಯಾಸ ಉಂಟಾಗಿತ್ತು. ಇನ್ನೂರು ವರ್ಷಪೂರ್ವದ ಆ ವ್ಯಕ್ತಿ ತನ್ನ ವೇಶಭೂಷಣ, ಭಾಷೆಗಳೆಲ್ಲದರ ಮೂಲಕ ತಕ್ಷಣ ಜನರ ಗಮನ ಕೇಂದ್ರವಾದನು. ಹಿಂದಿನ ಕಾಲದ ನಾಣ್ಯವನ್ನು ಅವನು ಊಟ ಖರೀದಿಸಲಿಕ್ಕಾಗಿ ಅಂಗಡಿಯವನಿಗೆ ನೀಡಿದಾಗ ಅವನ ಆಶ್ಚರ್ಯಕ್ಕೆ ಪಾರವೇ ಇರಲಿಲ್ಲ. ವಿಚಾರಣೆ ನಡೆಸಿದಾಗ ಇವನು ಇನ್ನೂರು ವರ್ಷಗಳ ಮೊದಲು ತನ್ನ ವಿಶ್ವಾಸದ ರಕ್ಷಣೆಗಾಗಿ ಓಡಿ ಹೋಗಿದ್ದ ಮಸೀಹರ(ಅ) ಅನುಯಾಯಿಗಳಲ್ಲೊಬ್ಬನೆಂದು ತಿಳಿದು ಬಂತು. ಕ್ರೈಸ್ತ ಜನವಾಸ ಪ್ರದೇಶಗಳಲ್ಲಿ ಈ ಸುದ್ದಿ ತಕ್ಷಣ ವ್ಯಾಪಿಸಿತು. ಆಡಳಿತಾಧಿಕಾರಿಗಳ ಜತೆಗೆ ಜನರ ಒಂದು ತಂಡವೇ ಗುಹೆಯ ಬಳಿಗೆ ತಲಪಿತು. ಇನ್ನೂರು ವರ್ಷಗಳ ನಂತರ ನಿರ್ದಿಸಿ ಎದ್ದಿರುವ ವಿಚಾರ ಅವರಿಗೆ ತಿಳಿದಾಗ ಅವರು ತಮ್ಮ ಕ್ರೈಸ್ತ ಸಹೋದರರಿಗೆ ವಂದಿಸಿ ಮಲಗಿ ಬಿಟ್ಟರು. ಅನಂತರ ಅವರ ಪ್ರಾಣ ಹಾರಿಹೋಯಿತು.

ಬಲ್ಲ"6 ಎಂದು ಕೆಲವರು ಹೇಳಿದರು. ಆದರೆ ಅವರ ವ್ಯವಹಾರಗಳಲ್ಲಿ ಮೇಲುಗೈ ಉಳ್ಳವರು, "ನಾವು ಇವರ ಮೇಲೊಂದು ಆರಾಧನಾಲಯವನ್ನು ನಿರ್ಮಿಸುವೆವು" ಎಂದರು.7

أَمْرِهِمْ لَنَتَّخِذَنَّ عَلَيْهِمْ مَسْجِدًا ﴿١١﴾

22. ಅವರು ಮೂವರಿದ್ದರೆಂದೂ ನಾಲ್ಕನೆಯದು ಅವರ ನಾಯಿಯಾಗಿತ್ತೆಂದೂ ಕೆಲವರನ್ನುವರು. ಇನ್ನು ಕೆಲವರು ಅವರು ಐವರಿದ್ದರೆಂದೂ ಆರನೆಯದು ಅವರ ನಾಯಿಯಾಗಿತ್ತೆಂದೂ ಹೇಳುವರು. ಇವೆಲ್ಲ ಊಹೆಗಳು. ಮತ್ತೆ ಕೆಲವರು ಏಳುಮಂದಿ ಇದ್ದರೆಂದೂ ಎಂಟನೆಯದು ಅವರ ನಾಯಿಯಾಗಿತ್ತೆಂದೂ ಹೇಳುತ್ತಾರೆ.8 ಹೇಳಿರಿ- "ಅವರು ಎಷ್ಟು ಮಂದಿ ಇದ್ದರೆಂದು ನನ್ನ ಪ್ರಭು ಮಾತ್ರ ಬಲ್ಲನು. ಅವರ ಸರಿಯಾದ ಸಂಖ್ಯೆಯನ್ನು ಕೆಲವೇ ಮಂದಿಬಲ್ಲರಷ್ಟೇ. ಆದುದರಿಂದ ಅವರ ಸಂಖ್ಯೆಯ ಬಗ್ಗೆ ಸ್ತೂಲವಾದ ಮಾತನ್ನು ವಿೂರಿ ಜನರೊಡನೆ ವಾದಿಸಬೇಡಿರಿ ಮತ್ತು ಅವರ ಕುರಿತು ಯಾರೊಡನೆಯೂ ವಿಚಾರಿಸಲೂ ಬೇಡಿರಿ.9

سَيَقُولُونَ ثَلَاثَةٌ رَّآئِهِمْ كَذَّبُوا وَيَقُولُونَ خَمْسَةٌ سَاءُ سُهُمْ كَذَّبُوا وَجَاءَ بِالْغَيْبِ وَيَقُولُونَ سَبْعَةٌ وَرَأَيْنَاهُم كَذَّابًا فَكُلٌّ عَلَىٰ سَرِيٍّ آعْلَمَ بَعْدَ تِهِمْ مَّا يَعْلَمُهُمْ إِلَّا قَلِيلٌ ﴿١٢﴾ فَلَا تُنَارِفْ فِيهِمْ إِلَّا مِرَاءً ظَاهِرًا ﴿١٣﴾ وَلَا تَسْتَفْتِ فِيهِمْ مِنْهُمْ أَحَدًا ﴿١٤﴾

23. ಮತ್ತು10 ಗಮನಿಸಿರಿ, ಯಾವ ವಿಷಯದ ಬಗೆಗೂ ನಾನು ನಾಳೆ ಈ ಕೆಲಸವನ್ನು ಮಾಡಬಿಡುವೆನು ಎನ್ನಬೇಡಿರಿ.

وَلَا تَقْرَأَنَّ لِي سَائِمٍ لِّي فَاعِلٌ ذٰلِكَ عَدُوٌّ ﴿١٥﴾

6. ವಿವರಣಾ ಶೈಲಿಯಿಂದ ಇದು ಕ್ರೈಸ್ತರ ಪೈಕಿಯ ಸಜ್ಜನರ ಮಾತಾಗಿತ್ತೆಂದು ವ್ಯಕ್ತವಾಗುತ್ತದೆ. ಗುಹೆಯವರು, ಗುಹೆಯೊಳಗೆ ಮಲಗಿಕೊಂಡಿದ್ದಂತೆಯೇ ಮಲಗಿರಲಿ. ಗುಹೆಯ ಬಾಯಿಯಲ್ಲೊಂದು ಕಲ್ಲು ಚಪ್ಪಡಿಯನ್ನಿಟ್ಟು ಬಿಡಿರಿ. ಈ ವ್ಯಕ್ತಿಗಳು ಯಾರಾಗಿದ್ದರು, ಅವರ ಸ್ಥಾನಮಾನವೇನು, ಅವರ ಪರಿಣಾಮವೇನಾಗಲಿದೆ ಎಂಬುದನ್ನೆಲ್ಲಾ ಅವರ ಪ್ರಭುವೇ ಚೆನ್ನಾಗಿ ಬಲ್ಲನು ಎಂಬುದು ಅವರ ಅಭಿಪ್ರಾಯವಾಗಿತ್ತು.
7. ಇದಕ್ಕೆ ಕಾರಣವೇನೆಂದರೆ ಆಗ ಕ್ರೈಸ್ತರಲ್ಲಿ ಬಹುದೇವಾರಾಧನೆಯಿಂದ ಕೂಡಿದಂತಹ ವಿಚಾರಗಳು ಹರಡಿದ್ದವು. ಹಳೆಯ ಮೂರ್ತಿಗಳ ಸ್ಥಾನದಲ್ಲಿ ಅವರಿಗೆ ಆರಾಧನೆ ಮಾಡಲು ಈ ಆರಾಧ್ಯರುಗಳು ದೊರೆತಿದ್ದರು.
8. ಈ ಘಟನೆ ನಡೆದು ಇನ್ನೂರ ಎಪ್ಪತ್ತೈದು ವರ್ಷಗಳು ಕಳೆದ ಬಳಿಕವೂ ಕುರ್ಆನ್ ಅವತೀರ್ಣ ಗೊಂಡ ಕಾಲದಲ್ಲಿ ಅದರ ಬಗ್ಗೆ ಕ್ರೈಸ್ತರಲ್ಲಿ ಅನೇಕ ತರದ ಐತಿಹ್ಯಗಳು ಪ್ರಚಲಿತದಲ್ಲಿದ್ದವು ಎಂದು ಇದರಿಂದ ವ್ಯಕ್ತವಾಗುತ್ತದೆ. ಆದರೆ ಯಾರ ಬಳಿಯೂ ನಂಬಲರ್ಹವಾದಂತಹ ವಿವರಗಳಿರಲಿಲ್ಲ. ಅವರ ಮೂರನೆಯ ಹೇಳಿಕೆಯನ್ನು ಅಲ್ಲಾಹನು ನಿರಾಕರಿಸಿಲ್ಲ. ಆದ್ದರಿಂದ ಅವರ ನಿಜವಾದ ಸಂಖ್ಯೆ ಏಳೇ ಆಗಿರಬಹುದು ಎಂದು ಭಾವಿಸಬಹುದಾಗಿದೆ.
9. ಅರ್ಥಾತ್- ಅವರ ಸಂಖ್ಯೆ ಎಷ್ಟಿತ್ತು ಎಂಬುದು ಮುಖ್ಯವಲ್ಲ. ಬದಲಾಗಿ ಆ ಘಟನೆಯಿಂದ ದೊರೆಯುವ ಪಾಠ ಮುಖ್ಯವಾದುದಾಗಿದೆ.
10. ಇದೊಂದು ಉಪಮಾತಾಗಿದೆ. ಸೂಕ್ತದಲ್ಲಿ ಪ್ರಸ್ತಾಪಿಸಲಾಗಿರುವ ವಿಷಯಕ್ಕೆ ಅನುಗುಣವಾಗಿ ವಾಕ್ಯರಣಿಯ ಮಧ್ಯದಲ್ಲಿ ಇದನ್ನು ಹೇಳಲಾಗಿದೆ. ಅಸ್ಥಾಬುಲ್ ಕಹಫ್ ಅಥವಾ ಗುಹೆಯವರ ನಿಜವಾದ ಸಂಖ್ಯೆ ಎಷ್ಟಿತ್ತು ಎಂಬುದರ ಜ್ಞಾನ ಅಲ್ಲಾಹನಿಗೆ ಮಾತ್ರವಿದೆ ಮತ್ತು ನೀವು ಅದರ ಬಗ್ಗೆ ಸಂಶೋಧನೆ ನಡೆಸುವುದು ಅನಗತ್ಯ ಎಂದು ಹಿಂದಿನ ಸೂಕ್ತದಲ್ಲಿ ನಿರ್ದೇಶಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮುಂದಿನ ವಿಷಯವನ್ನು ಪ್ರಸ್ತಾಪಿಸುವುದಕ್ಕೆ ಮೊದಲು ಉಪಮಾನ ರೂಪದಲ್ಲಿ ಇದನ್ನು ಹೇಳಲಾಗಿದೆ. ಜತೆಗೆ ಪ್ರವಾದಿವರ್ಯ(ಸ) ಮತ್ತು ಸತ್ಯವಿಶ್ವಾಸಿಗಳಿಗೆ ಒಂದು ಮಾರ್ಗದರ್ಶನವನ್ನೂ ನೀಡಲಾಗಿದೆ. ಅದೇನೆಂದರೆ, "ನಾನು ಈ ಕೆಲಸವನ್ನು ನಾಳೆ ಮಾಡಿ ಬಿಡುತ್ತೇನೆ" ಎಂದು ದೃಢವಾದ ಧ್ವನಿಯಲ್ಲಿ ನೀವೆಂದೂ ಹೇಳದಿರಿ. ಆ ಕೆಲಸವನ್ನು ನಿಮಗೆ ಮಾಡಲು ಸಾಧ್ಯವಿದೆಯೋ ಇಲ್ಲವೋ ಎಂದು ನಿಮಗೇನು ಗೊತ್ತು."

24. ಅಲ್ಲಾಹನು ಇಚ್ಛಿಸುವ ಹೊರತು (ನೀವೇನನ್ನೂ ಮಾಡಲಾರಿರಿ). ಮರವೆಯಿಂದ ಇಂತಹ ಮಾತು ನಿಮ್ಮ ಬಾಯಿಯಿಂದ ಬಂದು ಬಿಟ್ಟರೆ ಕೂಡಲೇ ನಿಮ್ಮ ಪ್ರಭುವನ್ನು ಸ್ಮರಿಸಿಕೊಳ್ಳಿರಿ ಮತ್ತು ನನ್ನ ಪ್ರಭು ಈ ವಿಷಯದಲ್ಲಿ ಸತ್ಯಕ್ಕೆ ಸಮೀಪವಾದುದರ ಕಡೆಗೆ ನನಗೆ ಮಾರ್ಗದರ್ಶನ ಮಾಡುವನೆಂದು ನಾನು ನಿರೀಕ್ಷಿಸುತ್ತೇನೆನ್ನಿರಿ.

إِلَّا أَنْ يَشَاءَ اللَّهُ ۖ وَإِذْ كُنَّا نَبِيًّا إِذَا نَسِيْتُمْ
وَقُلْ عَسَى أَنْ يَهْدِيَنِّي رَبِّي لِأَقْرَبَ
مِنْ هَذَا رَشَدًا ﴿٢٤﴾

25. ಅವರು ತಮ್ಮ ಗುಹೆಯಲ್ಲಿ ಮುನ್ನೂರು ವರ್ಷಗಳಿದ್ದರು, (ಕೆಲವರ ಕಾಲಗಣನೆಯಲ್ಲಿ) ಇನ್ನೂ 9 ವರ್ಷ ಹೆಚ್ಚಿದೆ.

وَلَيْكُنَّا فِي كَهْفِهِمْ ثَلَاثَ مِائَةٍ سِنِينَ
وَأَزْدَادًا تِسْعًا ﴿٢٥﴾

26. ಅವರು ತಂಗಿದ್ದ ಕಾಲಾವಧಿ ಎಷ್ಟೆಂಬುದು ಅಲ್ಲಾಹನಿಗೇ ಚೆನ್ನಾಗಿ ಗೊತ್ತು¹¹ ಎಂದು ನೀವು ಹೇಳಿರಿ- ಆಕಾಶಗಳ ಮತ್ತು ಭೂಮಿಯ ಎಲ್ಲ ರಹಸ್ಯ ಸಂಗತಿಗಳು ಅವನಿಗೆ ಮಾತ್ರ ತಿಳಿದಿದೆ. ಅವನ ವೀಕ್ಷಣವೂ ಶ್ರವಣವೂ ಅದೆಷ್ಟು ಸೂಕ್ಷ್ಮ! ಅವನ ಹೊರತು (ಭೂಮಿ-ಆಕಾಶಗಳಲ್ಲಿರುವ ಸೃಷ್ಟಿಗಳ) ರಕ್ಷಕ ಮಿತ್ರ ಇನ್ನಾರೂ ಇಲ್ಲ, ಅವನು ತನ್ನ ಆಜ್ಞಾಧಿಕಾರದಲ್ಲಿ ಯಾರನ್ನೂ ಭಾಗೀದಾರನಾಗಿ ಮಾಡುವುದಿಲ್ಲ.

قُلِ اللَّهُ أَعْلَمُ بِمَا لَيْسَ لِأَعْيُنِنَا
السَّمَوَاتِ وَالْأَرْضِ أَبْصِرْ بِهِ وَأَسْمِعْ
مَا لَهُمْ مِنْ دُونِهِ مِنْ شَيْءٍ وَلَا يَشْرِكُ
فِي حُكْمِهِ أَحَدًا ﴿٢٦﴾

27. ಓ ಪೈಗಂಬರರೇ, ನಿಮ್ಮ ಮೇಲೆ ನಿಮ್ಮ ಪ್ರಭುವಿನ ಗ್ರಂಥದಿಂದ 'ದೇವವಾಣಿ' ಮಾಡಲಾಗಿರುವುದನ್ನು (ಇದ್ದಕ್ಕಿದ್ದಂತೆ) ಓದಿ ಹೇಳಿರಿ. ಅದರ ವಚನಗಳನ್ನು ಬದಲಾಯಿಸುವ ಅಧಿಕಾರ ಯಾರಿಗೂ ಇಲ್ಲ, (ನೀವು ಯಾರಿಗಾಗಿಯಾದರೂ ಅದರಲ್ಲಿ ಬದಲಾವಣೆಗಳನ್ನು ಮಾಡಿದರೆ) ಅವನಿಂದ ತಪ್ಪಿಸಿಕೊಂಡು ಓಡಿಹೋಗತಕ್ಕ ಯಾವ ಅಭಯಸ್ಥಾನವನ್ನೂ ಪಡೆಯಲಾರಿರಿ.

وَأَنْتُمْ مِمَّنْ أَوْحَى إِلَيْكَ مِنْ كِتَابِ رَبِّكَ
لَا مُبَدِّلَ لِكَلِمَاتِهِ ۗ وَكَانَ تَجَدَّ مِنْ
دُونِهِ مُلْتَحَدًا ﴿٢٧﴾

28. ತಮ್ಮ ಪ್ರಭುವಿನ ಸಂಪ್ರೀತಿಯ ಪಾಪ್ತಿಯನ್ನು ಬಯಸಿ ಬೆಳಗುಬೆಳಗುಗಳಲ್ಲಿ ಅವನನ್ನು ಪ್ರಾರ್ಥಿಸುತ್ತಿರುವವರ ಸಹವಾಸ ದಲ್ಲಿರಲು ನಿಮ್ಮ ಮನಸ್ಸನ್ನು ಸಂತ್ರಪ್ತಗೊಳಿಸಿಕೊಳ್ಳಿರಿ ಮತ್ತು ಅವರ ಕಡೆಯಿಂದ ನಿಮ್ಮ ದೃಷ್ಟಿಯನ್ನೆಂದೂ (ಬೇರೆ ಕಡೆಗೆ) ತಿರುಗಿಸಬೇಡಿರಿ. ನೀವು ಇಹಲೋಕದ ಸೊಬಗನ್ನು ಬಯಸುತ್ತೀರಾ? ನಾವು ನಮ್ಮ ಸ್ಮರಣೆಯಿಂದ ಬೋಧಶೂನ್ಯವಾಗಿ ಮಾಡಿರುವಂಥವನನ್ನೂ ತನ್ನ ದೇಹಚೈಗಳ ಅನುಸರಣೆಯನ್ನು

وَاصْبِرْ نَفْسَكَ مَعَ الَّذِينَ يَدْعُونَ
رَبَّهُمْ بِالْغُدُوِّ وَالْعَشِيِّ يُرِيدُونَ
وَجْهَهُ ۖ وَلَا تَعْدُ عَيْنَاكَ عَنْهُمْ تُرِيدُ
زِينَةَ الْحَيَاةِ الدُّنْيَا ۗ وَلَا تُطِعْ مَنْ
أَغْفَلْنَا قَلْبَكَ عَنْ ذِكْرِنَا وَاتَّبَعَ هَوَاهُ

11. ಅರ್ಥಾತ್- 'ಅಸ್ವಾಬುಲ್ ಕಹಫ್' ಅಥವಾ ಗುಹೆಯವರ ಸಂಖ್ಯೆಯಂತೆಯೇ ಅವರು ತಂಗಿದ್ದ ಅವಧಿ ಎಷ್ಟು ಎಂಬ ಬಗ್ಗೆಯೂ ಜನರಲ್ಲಿ ಅಭಿಪ್ರಾಯ ವ್ಯತ್ಯಾಸವಿದೆ. ಆದರೆ ನೀವು ಅದರ ಶೋಧದಲ್ಲಿರಬೇಕಾಗಿಲ್ಲ. ಅವರು ಎಷ್ಟು ಕಾಲ ಆ ಸ್ಥಿತಿಯಲ್ಲಿದ್ದರೆಯೆಂಬುದನ್ನು ಅಲ್ಲಾಹನೇ ಬಲ್ಲ.

33. ಎರಡೂ ತೋಟಗಳು ತುಂಬಾ ಫಲ ಕೊಡುವುದರಲ್ಲಿ ಏನೂ ಕೊರತೆ ಮಾಡಲಿಲ್ಲ. ಆ ತೋಟಗಳಲ್ಲಿ ನಾವು ಒಂದು ಕಾಲುವೆಯನ್ನು ಹರಿಸಿದೆವು.

كَلَّمَا الْجَنَّتَيْنِ أَنْتِ أَكْبَاهَا وَ لَمْ تَظْلِمِي
مِنْهُ شَيْئًا ۖ وَ فَجَّرْنَا خِلْفَهُمَا نَهْرًا ۝

34. ಮತ್ತು ಅವನಿಗೆ ತುಂಬಾ ಲಾಭ ಸಿಕ್ಕಿತು. ಇವನ್ನೆಲ್ಲಾ ಪಡೆದು ಅವನು ತನ್ನ ನೆರೆಯವನೊಡನೆ ಮಾತಾಡುತ್ತಾ, "ನಾನು ನಿನಗಿಂತ ದೊಡ್ಡ ಧನಿಕ ಮತ್ತು ನಿನಗಿಂತಲೂ ಹೆಚ್ಚು ಜನಬಲ ಹೊಂದಿರುತ್ತೇನೆ" ಎಂದನು.

وَ كَانَ لَهُ ثَمَرٌ ۖ فَقَالَ لِصَاحِبِهِ وَ هُوَ
يُحَاوِرُهُ أَنَا أَكْثَرُ مِنْكَ مَالًا وَ أَعَزُّ نَفَرًا ۝

35. ಅನಂತರ ಅವನು ತನ್ನ ತೋಟದೊಳಗೆ ಪ್ರವೇಶಿಸಿದನು ಮತ್ತು ತನ್ನ ಪಾಲಿಗೆ ತಾನೇ ಅಕ್ರಮಿಯಾಗುತ್ತ ಇಂತೆಂದನು - "ಈ ಸಂಪತ್ತು ಎಂದಾದರೂ ನಾಶವಾಗಿ ಹೋದೀತೆಂದು ನಾನೆಣಿಸುವುದಿಲ್ಲ -

وَ دَخَلَ جَنَّتَهُ وَ هُوَ ظَالِمٌ لِنَفْسِهِ ۖ قَالَ
مَا أَظُنُّ أَنْ تَبِيدَ هَذِهِ أَبَدًا ۝

36. ಮತ್ತು ಪುನರುತ್ಥಾನದ ಘಳಿಗೆಯು ಎಂದಾದರೂ ಬಂದೀತೆಂದೂ ನಾನು ಭಾವಿಸುವುದಿಲ್ಲ. ಆದರೂ ನಾನೊಂದು ವೇಳೆ ನನ್ನ ಪ್ರಭುವಿನ ಸನ್ನಿಧಿಗೆ ಮರಳಿಸಲ್ಪಟ್ಟರೂ ಇದಕ್ಕಿಂತಲೂ ಉತ್ತಮ ಸ್ಥಳವನ್ನು ಖಂಡಿತವಾಗಿಯೂ ಪಡೆಯುವೆನು."

وَ مَا أَظُنُّ السَّاعَةَ قَائِمَةً ۖ وَ لَئِنْ رُدِّدْتُ
إِلَىٰ رَبِّي لِأَجِدَنَّ خَيْرًا مِنْهَا مُنْقَلَبًا ۝

37. ಅವನ ನೆರೆಯವನು ಮಾತಾಡುತ್ತ ಅವನೊಡನೆ ಹೀಗೆಂದನು, "ನಿನ್ನನ್ನು ಮಣ್ಣಿನಿಂದ ಆ ಬಳಿಕ ವೀರ್ಯದಿಂದ ಸೃಷ್ಟಿಸಿದ ಮತ್ತು ನಿನ್ನನ್ನು ಓರ್ವ ಪರಿಪೂರ್ಣ ಮನುಷ್ಯನನ್ನಾಗಿ ಮಾಡಿ ನಿಲ್ಲಿಸಿದಾತನನ್ನು ನಿರಾಕರಿಸುವೆಯಾ?"

قَالَ لَهُ صَاحِبُهُ وَ هُوَ يُحَاوِرُهُ أَكَفَرْتَ
بِالَّذِي خَلَقَكَ مِنْ تُرَابٍ ثُمَّ مِنْ نُطْفَةٍ
ثُمَّ سَوَّاهُ رَجُلًا ۝

38. ಇನ್ನು ನನ್ನ ವಿಷಯ. ನನ್ನ ಪ್ರಭು ಆ ಅಲ್ಲಾಹನೇ. ನಾನು ಅವನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡುವುದಿಲ್ಲ.

لَكِنِّي هُوَ اللَّهُ رَبِّي ۖ وَ لَا أُشْرِكُ بِرَبِّي أَحَدًا ۝

39. ನೀನು ನಿನ್ನ ತೋಟದೊಳಗೆ ಪ್ರವೇಶಿಸುತ್ತಿರುವಾಗ ನಿನ್ನ ಬಾಯಿಯಿಂದ 'ಮಾತಾ ಅಲ್ಲಾಹು ಲಾಕುವತ್ ಇಲ್ಲಾ ಬಿಲ್ಲಾಹ್'¹⁴ (ಎಲ್ಲವೂ ಅಲ್ಲಾಹನಿಚ್ಛಿಸಿದಂತೆಯೇ ಆಗುತ್ತದೆ

وَ كَذَلِكَ إِذْ دَخَلْتَ جَنَّتَكَ قُلْتَ مَا شَاءَ
اللَّهُ ۖ لَا قُوَّةَ إِلَّا بِاللَّهِ ۖ إِنَّ تَرَنُّنًا أَنَا قَلٌّ

14. ಅರ್ಥಾತ್- ಅಲ್ಲಾಹನಿಚ್ಛಿಯಂತೆಯೇ ಎಲ್ಲವೂ ನಡೆಯುವುದು. ನನ್ನ ಅಥವಾ ಇತರರ ಸಾಧನೆಯೇನೂ ಇದರಲ್ಲಿಲ್ಲ. ಒಂದು ವೇಳೆ ನಮ್ಮ ಅಧಿಕಾರ ಎಲ್ಲಾದರೂ ನಡೆಯುವುದಿದ್ದರೆ ಅದೂ ಅಲ್ಲಾಹನ ಅನುಗ್ರಹ ಮತ್ತು ಸೌಭಾಗ್ಯದಿಂದಾಗಿಯೇ ಇದೆ.

ಅಲ್ಲಾಹನ ಹೊರತು ಇನ್ನಾವ ಶಕ್ತಿಯೂ ಇಲ್ಲ) ಎಂದೇಕೆ ಹೊರಡಲಿಲ್ಲ? ನಿನಗೆ ನಾನು ಸೊತ್ತು ಮತ್ತು ಸಂತತಿಗಳಲ್ಲಿ ನಿನಗಿಂತ ಕೀಳಾಗಿ ಕಾಣಿಸುತ್ತಿದ್ದರೆ-

40. ನನ್ನ ಪ್ರಭು ನನಗೆ ನಿನ್ನ ತೋಟಕ್ಕಿಂತ ಉತ್ತಮವಾದುದನ್ನು ದಯಪಾಲಿಸಲೂಬಹುದು ಮತ್ತು ನಿನ್ನ ತೋಟದ ಮೇಲೆ ಆಕಾಶದಿಂದ ಯಾವುದಾದರೂ ವಿಪತ್ತನ್ನು ಕಳುಹಿಸಿ ಅದನ್ನು ಬರಡು ಬಯಲಾಗಿಸಿ ಬಿಡಲೂ ಬಹುದು-
41. ಅಥವಾ ಅದರ ನೀರು ನೆಲದೊಳಕ್ಕೆ ಇಂಗಿ ಹೋಗಿ ನೀನು ಅದನ್ನು ಯಾವ ರೀತಿಯಿಂದಲೂ ಹೊರತರಲಾರದಂತೆ ಆಗಬಹುದು."
42. ಕೊನೆಗೆ ಅವನ ಸಂಪೂರ್ಣ ಫಲಗಳು ನಾಶವಾದುವು. ಅವನು ತನ್ನ ದ್ರಾಕ್ಷಾ ತೋಟಗಳು ತಡಿಕೆಗಳ ಮೇಲೆ ಮಗುಚಿ ಬಿದ್ದಿರುವುದನ್ನು ಕಂಡು, ತಾನು ಹೂಡಿದ ಬಂಡವಾಳಕ್ಕಾಗಿ ಗೋಳಾಡುತ್ತ, "ಅಕಟ! ನಾನು ನನ್ನ ಪ್ರಭುವಿನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿಸದಿರುತ್ತಿದ್ದರೆ!" ಎನ್ನತೊಡಗಿದನು.
43. ಅಲ್ಲಾಹನ ಹೊರತು ಅವನಿಗೆ ಸಹಾಯ ಮಾಡತಕ್ಕ ಯಾವ ತಂಡವೂ ಅವನ ಬಳಿ ಇಲ್ಲದಾಯಿತು ಮತ್ತು ಸ್ವತಃ ಅವನೂ ಈ ಆಪತ್ತನ್ನು ಎದುರಿಸಲಾರದಾದನು.
44. ಕಾರ್ಯ ಸಾಧನೆಯ ಸಕಲ ಅಧಿಕಾರಗಳು ಸತ್ಯಪೂರ್ಣವಾದ ಅಲ್ಲಾಹನಿಗೆ ಮಾತ್ರವೆಂದು ಆಗ ತಿಳಿಯಿತು. ಅವನು ನೀಡುವ ಪಾರಿತೋಷಕವೇ ಅತ್ಯುತ್ತಮವಾದುದು. ಅವನು ತೋರುವ ಅಂತಿಮ ಪರಿಣಾಮವೇ ಶುಭಕರವಾದುದು.
45. ಓ ಪ್ರೆಗಂಬರರೇ, ಇವರಿಗೆ ಇಹಜೀವನದ ವಾಸ್ತವಿಕತೆಯನ್ನು ಈ ಉಪಮೆಯ ಮೂಲಕ ವಿವರಿಸಿರಿ; ನಾವಿಂದು ಆಕಾಶದಿಂದ ನೀರನ್ನು ಸುರಿಸಿದಾಗ ಭೂಮಿಯ ಸಸ್ಯ ಸೃಷ್ಟಿಯು ದಟ್ಟವಾಗಿ ಬೆಳೆಯಿತು. ನಾಳೆ ಆ ಸಸ್ಯಗಳೇ, ಗಾಳಿಯು ಹಾರಿಸುತ್ತಾ ಹೋಗು ವಂಥ ಹೊಟ್ಟಾಗಿ ಹೋದುವು. ಅಲ್ಲಾಹನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿರುತ್ತಾನೆ.

مِنْكَ مَا لَا وَوَلَدًا ۝

فَعَسَىٰ رَبِّيٰ أَنْ يُؤْتِيَنِي خَيْرًا مِّنْ جَدَّتِكَ
وَيُرْسِلَ عَلَيْهَا حُسْبَانًا مِّنَ السَّمَاءِ
فَتُصْبِحَ صَعِيدًا زَلَقًا ۝

أَوْ يُصْبِحَ مَأْوَاهَا غَوْرًا فَلَنْ تَسْتَطِيعَ
لَهُ طَلَبًا ۝

وَاجِطْ بِشِمْرِهِ فَأَصْبَحَ يُقَلِّبُ كَفَّيْهِ
عَلَىٰ مَا أَنْفَقَ فِيهَا وَهِيَ خَاوِيَةٌ عَلَىٰ
عُرُوشِهَا وَيَقُولُ يَا كَيْتَنِي لِمَ أَشْرِكُ
بِرَبِّي أَحَدًا ۝

وَلَمْ تَكُن لَّهُ فِتْنَةً يَتَصَوَّرُهُ مِنَ دُونِ
اللَّهِ وَمَا كَانَ مُنتَصِرًا ۝

هُنَالِكَ الْوَلَايَةُ لِلَّهِ الْحَقِّ هُوَ خَيْرٌ
ثَوَابًا وَخَيْرٌ عُقْبًا ۝

وَاضْرِبْ لَهُم مَّثَلَ الْحَيوةِ الدُّنْيَا كَمَا
أَنْزَلْنَاهُ مِنَ السَّمَاءِ فَاخْتَلَطَ بِهِ نَبَاتُ
الْأَرْضِ فَأَصْبَحَ هَشِيمًا تَذْرُوهُ الرِّيحُ
وَكَانَ اللَّهُ عَلَىٰ كُلِّ شَيْءٍ مُّقْتَدِرًا ۝

46. ಈ ಸೊತ್ತು ಮತ್ತು ಈ ಸಂತತಿಗಳು ಕೇವಲ ಲೌಕಿಕ ಜೀವನದ ಕ್ಷಣಿಕ ಸೊಬಗು ಮಾತ್ರ. ವಾಸ್ತವದಲ್ಲಿ ಉಳಿಯುವ ಪುಣ್ಯ ಕಾರ್ಯಗಳೇ ನಿಮ್ಮ ಪ್ರಭುವಿನ ಬಳಿ ಪರಿಣಾಮದ ದೃಷ್ಟಿಯಿಂದ ಶ್ರೇಷ್ಠವಾಗಿರುತ್ತವೆ. ಅವುಗಳ ಮೇಲೆಯೇ ಉತ್ತಮ ನಿರೀಕ್ಷೆಗಳನ್ನಿರಿಸಿ ಕೊಳ್ಳಬಹುದು.

الْمَالُ وَالْبَنُونَ زِينَةُ الْحَيَاةِ الدُّنْيَا
وَالْبَقِيَّةُ الصَّالِحَةُ خَيْرٌ عِنْدَ رَبِّكَ
ثَوَابًا وَخَيْرٌ أَمْلًا ﴿٤٦﴾

47. ನಾವು ಪರ್ವತಗಳಿಗೆ ಚಲನೆ ಕೊಡುವ ಆ ದಿನದ ಬಗ್ಗೆ ಚಿಂತೆ ಇರಬೇಕು. ಅಂದು ನೀವು ಭೂಮಿಯನ್ನು ಸಂಪೂರ್ಣ ನಗ್ನವಾಗಿ ಕಾಣುವಿರಿ ಮತ್ತು ನಾವು ಸಕಲ ಮಾನವರನ್ನು (ಹಿಂದಿನ ಮತ್ತು ಮುಂದಿನ ಕಾಲಗಳ) ಒಬ್ಬನೂ ಬಿಟ್ಟು ಹೋಗದಂತೆ ಸುತ್ತುಗಟ್ಟಿ ಒಟ್ಟು ಗೂಡಿಸುವೆವು.

وَيَوْمَ نُسَيِّرُ الْجِبَالَ وَتَرَى الْأَرْضَ
بَارِبَرًا ۖ وَحَشَرْنَاهُمْ فَلَمْ نُغَادِرْ
مِنْهُمْ أَحَدًا ﴿٤٧﴾

48. ಸರ್ವರೂ ನಿಮ್ಮ ಪ್ರಭುವಿನ ಸನ್ನಿಧಿಯಲ್ಲಿ ಸಾಲುಸಾಲಾಗಿ ತರಲ್ಪಡುವರು. ಇದೋ, ನಾವು ನಿಮ್ಮನ್ನು ಪ್ರಥಮ ಬಾರಿ ಸೃಷ್ಟಿಸಿದ್ದಂತೆಯೇ ನೀವೆಲ್ಲಾ ನಮ್ಮ ಬಳಿಗೆ ಬಂದು ಬಿಟ್ಟಿರಲ್ಲಾ! ನಾವು ನಿಮಗಾಗಿ ಯಾವುದೇ ವಾಗ್ಧಾನದ ಸಮಯವನ್ನು ನಿಶ್ಚಯಿಸಿಯೇ ಇಲ್ಲವೆಂದು ನೀವು ತಿಳಿದು ಕೊಂಡಿದ್ದಿರಿ-

وَعُرْضُوا عَلَىٰ رَبِّكَ صَفًّا لَقَدْ جِئْتُمُونَا
كَمَا خَلَقْنَاكُمْ أَوَّلَ مَرَّةٍ ۖ بَلْ سَرِعْتُمْ
أَلَّن نَّجْعَلَ لَكُمْ مَوْعِدًا ﴿٤٨﴾

49. ಮತ್ತು ಕರ್ಮಪತ್ರವು ಮುಂದಿರಿಸಲ್ಪಡುವುದು. ಆಗ ಅಪರಾಧಿಗಳು ತಮ್ಮ ಜೀವನ ಗ್ರಂಥದಲ್ಲಿ ಅಡಕವಾಗಿರುವುದರ ಬಗ್ಗೆ ಭಯಭೀತರಾಗಿ, "ಅಯ್ಯೋ ನಮ್ಮ ದುರ್ಗತಿಯೇ, ಇದಂತಹ ಗ್ರಂಥ! ನಮ್ಮ ಯಾವುದೇ ಚಿಕ್ಕ ಹಾಗೂ ದೊಡ್ಡ ಕೃತ್ಯವು ಇದರಲ್ಲಿ ಲಿಖಿತಗೊಳ್ಳದೆ ಬಿಟ್ಟು ಹೋಗಿಲ್ಲವಲ್ಲಾ" ಎಂದು ಹೇಳುತ್ತಿರುವುದನ್ನು ನೀವು ಕಾಣುವಿರಿ. ಅವರು ಏನೆಲ್ಲ ಮಾಡಿದ್ದರೋ ಅವೆಲ್ಲವನ್ನೂ ತಮ್ಮ ಮುಂದೆ ಕಾಣುವರು ಮತ್ತು ನಿಮ್ಮ ಪ್ರಭು ಯಾರ ಮೇಲೂ ಕಿಂಚಿತ್ತೂ ಅಕ್ರಮವೆಸಗಲಾರನು.

وَوَضِعَ الْكِتَابَ فَتَرَى الْمُجْرِمِينَ
مُشْفِقِينَ ۖ مِمَّا فِيهِ وَيَقُولُونَ يُوَيْلَتَنَا
مَا لَ هَذَا الْكِتَابِ لَا يُغَادِرُ صَغِيرَةً وَلَا
كَبِيرَةً إِلَّا أَحْصَاهَا ۖ وَوَجَدُوا مَا عَمِلُوا
حَاضِرًا ۖ وَلَا يَظْلِمُ رَبُّكَ أَحَدًا ﴿٤٩﴾

50. ಸ್ಮರಿಸಿರಿ! ನಾವು ದೇವಚರರೊಡನೆ, ಆದಮರಿಗೆ 'ಸಾಷ್ಟಾಂಗ' ಎರಗಿರಿ ಎಂದು ಹೇಳಿದಾಗ ಅವರು ಎರಗಿದರು. ಆದರೆ ಇಬ್ಬಲೀಸನು ಎರಗಲಿಲ್ಲ. ಅವನು 'ಯಕ್ಷ'ಗಳಲ್ಲಾಗಿದ್ದನು. ಆದುದರಿಂದ ಅವನು ತನ್ನ ಪ್ರಭುವಿನ ಆಜ್ಞಾನುಸರಣಿಯಿಂದ ಸರಿದು ಬಿಟ್ಟನು¹⁵ ಇನ್ನೇನು, ನೀವು ನನ್ನನ್ನು ಬಿಟ್ಟು ಅವನನ್ನೂ

وَإِذْ قُلْنَا لِلْمَلَائِكَةِ اسْجُدُوا لِآدَمَ فَسَجَدُوا
إِلَّا إِبْلِيسَ ۖ كَانَ مِنَ الْجِنِّ فَفَسَقَ عَنْ
أَمْرِ رَبِّهِ ۖ أَفَتَتَّخِذُونَهُ وَذُرِّيَّتَهُ أَوْلِيَاءَ
مِن دُونِي وَهُمْ لَكُمْ عَدُوٌّ بِئْسَ

15. ಅರ್ಥಾತ್- ಇಬ್ಬಲೀಸ್ ದೇವಚರರಲ್ಲಾಗಿರಲಿಲ್ಲ. ಅವನು ಜಿನ್ನಾಗಲಾಗಿದ್ದನು. ಆದ್ದರಿಂದ ಅನುಸರಣಿಯಿಂದ ದೂರಸರಿಯುವುದು ಅವನಿಗೆ ಸಾಧ್ಯವಾಯಿತು. ದೇವಚರರಲ್ಲಾಗಿದ್ದರೆ ಅವನು ಆಜ್ಞೋಲ್ಲಂಘನೆ ಮಾಡಲು ಸಾಧ್ಯವೇ ಇರಲಿಲ್ಲ. ಜಿನ್ನ ಮಾನವರಂತೆಯೇ

<p>ಅವನ ಸಂತಾನವನ್ನೂ ನಿಮ್ಮ ರಕ್ತಕ ಮಿತ್ರರಾಗಿ ಮಾಡುತ್ತೀರಾ? ವಸ್ತುತಃ ಅವರು ನಿಮ್ಮ ಶತ್ರುಗಳಾಗಿರುತ್ತಾರೆ. ಅಕ್ರಮಿಗಳು ಸ್ವೀಕರಿಸುತ್ತಿರುವ ಬದಲಿಯು ಅತ್ಯಂತ ಕೆಟ್ಟದ್ದಾಗಿರುತ್ತದೆ.</p>	<p>لِلظَّالِمِينَ بَدَلًا ﴿٥١﴾</p>
<p>51. ನಾನು ಆಕಾಶಗಳನ್ನೂ ಭೂಮಿಯನ್ನೂ ಸೃಷ್ಟಿಸುವಾಗ ಅವರನ್ನು ಕರೆದಿರಲಿಲ್ಲ. ಸ್ವತಃ ಅವರ ಸೃಷ್ಟಿಯಿಲ್ಲೂ ನಾನು ಅವರನ್ನು ಸಹಭಾಗಿಗಳಾಗಿಸಿರಲಿಲ್ಲ. ದಾರಿಗಡಿಸುವವರನ್ನು ನನ್ನ ಸಹಾಯಕರನ್ನಾಗಿ ಮಾಡುವುದು ನನ್ನ ಕ್ರಮವಲ್ಲ.¹⁶</p>	<p>مَا أَشْهَدُ لَهُمْ خَلْقَ السَّمَوَاتِ وَالْأَرْضِ وَلَا خَلْقَ أَنْفُسِهِمْ ۖ وَمَا كُنْتُ مُتَّخِذَ الْمُضِلِّينَ عَضُدًا ﴿٥١﴾</p>
<p>52. ಇವರ ಪ್ರಭು ಇವರೊಡನೆ "ನೀವು ನನ್ನ ಸಹಭಾಗಿಗಳೆಂದು ಭಾವಿಸಿ ಕೊಂಡಿದ್ದವರನ್ನು ಕೂಗಿ ಕರೆಯಿರಿ" ಎಂದು ಹೇಳುವುದು ಇವರೇನು ಮಾಡುವರು? ಇವರು ಅವರನ್ನು ಕರೆಯುವರು. ಆದರೆ ಅವರು ಇವರ ಸಹಾಯಕ್ಕೆ ಬರಲಾರರು ಮತ್ತು ನಾವು ಅವರ ನಡುವೆ ಸಮನಾಗಿ ಒಂದೇ ವಿನಾಶಕೂಪವನ್ನು ಉಂಟು ಮಾಡುವೆವು.</p>	<p>وَيَوْمَ يَقُولُ نَادُوا شُرَكَائِيَ الَّذِينَ زَعَمْتُمْ فَادْعُوهُمْ ۖ فَلَمَّ يَسْتَجِيبُوا لَهُمْ وَجَعَلْنَا بَيْنَهُمْ مَوْبِقًا ﴿٥٢﴾</p>
<p>53. ಅಂದು ಎಲ್ಲ ಅಪರಾಧಿಗಳೂ ಅಗ್ನಿಯನ್ನು ಕಾಣುವರು ಮತ್ತು ಇನ್ನು ನಮಗೆ ಇದರಲ್ಲೇ ಬೀಳಬೇಕಾಗಿದೆಯೆಂದು ತಿಳಿದು ಕೊಳ್ಳುವರು ಮತ್ತು ಅವರು ಅದರಿಂದ ಪಾರಾಗಲು ಯಾವ ಅಭಯ ಸ್ಥಾನವನ್ನೂ ಪಡೆಯಲಾರರು.</p>	<p>وَرَأَى الْمُؤْمِنَ النَّاسَ فَظَنُّوا أَنَّهُمْ مُرَاقَعُونَ ۗ وَلَمْ يَجِدُوا عَنْهَا مَصْرِفًا ﴿٥٣﴾</p>
<p>54. ನಾವು ಈ ಕುರ್ಆನಿನಲ್ಲಿ ಜನರಿಗೆ ತರತರಹದ ಉಪಮೆಗಳ ಮೂಲಕ ಬೋಧಿಸಿದೆವು. ಆದರೆ ಮಾನವನು ಮಹಾ ಜಗಳ ಗಂಟನಾಗಿದ್ದಾನೆ.</p>	<p>وَلَقَدْ صَرَّفْنَا فِي هَذَا الْقُرْآنِ لِلنَّاسِ مِنْ كُلِّ مَثَلٍ ۗ وَكَانَ الْإِنْسَانُ أَكْثَرَ شَيْءٍ جَدَلًا ﴿٥٤﴾</p>
<p>55. ಅವರ ಮುಂದೆ ಮಾರ್ಗದರ್ಶನ ಬಂದಾಗ ಅದನ್ನು ಸ್ವೀಕರಿಸದಂತೆಯೂ, ತಮ್ಮ ಪ್ರಭುವಿನೊಡನೆ ಕ್ಷಮಾಯಾಚನೆ ಮಾಡದಂತೆಯೂ ಅವರನ್ನು ತಡೆದುದಾವುದು? ಅದು ಗತಕಾಲದ ಜನಾಂಗಗಳ ಮೇಲೆ ಸಂಭವಿಸಿದುದೆಲ್ಲ ಇವರ ಮೇಲೂ ಸಂಭವಿಸಬೇಕೆಂಬ ಅಥವಾ ಇವರು ಆ ಯಾತನೆ ಬರುತ್ತಿರುವುದನ್ನು ಕಣ್ಣಾರೆ ಕಾಣಬೇಕೆಂಬ ನಿರೀಕ್ಷೆಯಲ್ಲದೆ ಇನ್ನೇನೂ ಅಲ್ಲ.</p>	<p>وَمَا مَنَعَ النَّاسَ أَنْ يُؤْمِنُوا إِذْ جَاءَهُمُ الْهُدَىٰ وَيَسْتَغْفِرُوا رَبَّهُمْ إِلَّا أَنْ تَأْتِيَهُمْ سُنَّةٌ آلَاءِ لِيُنَّ أَوْ يَأْتِيَهُمُ الْعَذَابُ قُبُلًا ﴿٥٥﴾</p>
<p>ಸ್ವಾತಂತ್ರ್ಯ ನೀಡಲ್ಪಟ್ಟು ಬೀವಿಗಳಾಗಿವೆ. ಅವುಗಳನ್ನು ಅಜನ್ಮ ಆಚ್ಛಾನುಸಾರಿಗಳನ್ನಾಗಿ ಮಾಡಲಾಗಿಲ್ಲ. ಸತ್ಯವಿಶ್ವಾಸ, ಸತ್ಯನಿಷೇಧ ಹಾಗೂ ಅನುಸರಣೆ ಮತ್ತು ಪಾಪಗಳ ಪೈಕಿ ಯಾವುದನ್ನು ಬೇಕಾದರೂ ನೆಚ್ಚಿಕೊಳ್ಳುವ ಅರ್ಹತೆಯನ್ನು ಅವುಗಳಿಗೆ ನೀಡಲಾಗಿದೆ.</p> <p>16. ಅರ್ಥಾತ್- ಈ ಪಿಶಾಚಿಗಳು ನಿಮ್ಮ ಅನುಸರಣೆ ಮತ್ತು ದಾಸ್ಯಕ್ಕೆ ಅರ್ಹರಾದುದು ಹೇಗೆ? ಸೃಷ್ಟಿಕರ್ತ ಮಾತ್ರ ದಾಸ್ಯಕ್ಕೆ ಅರ್ಹನಾಗಬಲ್ಲ. ಪಿಶಾಚಿಗಳು ಭೂಮಿ-ಆಕಾಶಗಳ ಸೃಷ್ಟಿಯಲ್ಲಿ ಭಾಗೀದಾರರಾಗುವುದಂತಿರಲಿ, ಅವುಗಳು ಸ್ವತಃ ಸೃಷ್ಟಿಗಳಾಗಿವೆ.</p>	

56. ನಾವು ಸಂದೇಶವಾಹಕರನ್ನು ಸುವಾರ್ತೆ ಮತ್ತು ಎಚ್ಚರಿಕೆ ಕೊಡಲಿಕ್ಕಾಗಿಯೇ ಹೊರತು ಇನ್ನಾವ ಉದ್ದೇಶಕ್ಕಾಗಿಯೂ ಕಳುಹಿಸುವುದಿಲ್ಲ. ಆದರೆ ಸತ್ಯನಿಷೇಧಿಗಳು ಮಿಥ್ಯದ ಅಸ್ತ್ರ ದೊಂದಿಗೆ ಸತ್ಯವನ್ನು ಸದೆಬಡಿಯಲು ಪ್ರಯತ್ನಿಸುತ್ತಾರೆ ಮತ್ತು ಅವರು ನನ್ನ ವಚನಗಳನ್ನೂ ಅವರಿಗೆ ಕೊಡಲ್ಪಟ್ಟಿದ್ದ ಎಚ್ಚರಿಕೆಗಳನ್ನೂ ಪ್ರಹಸನವಾಗಿ ಮಾಡಿಕೊಂಡಿದ್ದಾರೆ.

وَمَا تُرْسِلُ الْمُرْسَلِينَ إِلَّا مُبَشِّرِينَ
وَمُنذِرِينَ وَيُجَادِلُ الَّذِينَ كَفَرُوا
بِالْبَاطِلِ لِيُدْحِضُوا بِهِ الْحَقَّ وَاتَّخَذُوا
آيَاتِي وَمَا أُنزِلُوا هُزُوًا ﴿٥٦﴾

57. ತನ್ನ ಪ್ರಭುವಿನ ವಚನಗಳನ್ನು ಓದಿ ಹೇಳಿ ಉಪದೇಶಿಸಿದಾಗ ಯಾರು ಅದರಿಂದ ವಿಮುಖನಾಗುವನೋ ಹಾಗೂ ತಾನು ತನ್ನ ಸ್ವಂತ ಕೈಗಳಿಂದ ತನಗಾಗಿ ಮಾಡಿಕಳುಹಿಸಿದ ಕರ್ಮಗಳ ಕೆಟ್ಟ ಪ್ರತಿಫಲವನ್ನು ಮರೆತು ಬಿಡುವನೋ ಅವನಿಗಿಂತ ದೊಡ್ಡ ಅಕ್ಕಮಿ ಇನ್ನಾರಿರಬಹುದು? (ಈ ಧೋರಣೆಯನ್ನಿರಿಸಿಕೊಂಡಿರುವ) ಅವರ ಹೃದಯಗಳ ಮೇಲೆ ನಾವು ತೆರೆ ಎಳೆದು ಬಿಟ್ಟಿದ್ದೇವೆ. ಅವು ಅವರಿಗೆ ಕುರಾಆನನ್ನು ಗ್ರಹಿಸಲು ಬಿಡುವುದಿಲ್ಲ ಮತ್ತು ನಾವು ಅವರ ಕಿವಿಗಳಲ್ಲಿ ಕಿವುಡುತನವನ್ನುಂಟು ಮಾಡಿ ಬಿಟ್ಟಿದ್ದೇವೆ. ನೀವು ಅವರನ್ನು ಸನ್ಮಾರ್ಗದತ್ತ ಎಷ್ಟು ಕರೆದರೂ ಈ ಅವಸ್ಥೆಯಲ್ಲಿ ಅವರು ಎಂದೆಂದಿಗೂ ಸನ್ಮಾರ್ಗ ಪಡೆಯಲಾರರು.

وَمَنْ أَظْلَمُ مِمَّنْ ذُكِّرَ بِآيَاتِ رَبِّهِ
فَأَعْرَضَ عَنْهَا وَنَسِيَ مَا قَدْ يَدَّاهُ
إِنَّا جَعَلْنَا عَلَى قُلُوبِهِمْ أَكِنَّةً أَنْ
يَفْقَهُوهُ وَفِي آذَانِهِمْ وَقْرًا وَإِنْ تَدْعُهُمْ
إِلَى الْهُدَىٰ فَلَنْ يَهْتَدُوا إِذًا أَبَدًا ﴿٥٧﴾

58. ನಿಮ್ಮ ಪ್ರಭು ಮಹಾಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ. ಅವನು ಇವರ ಕರ್ಮಗಳಿಗಾಗಿ ಇವರನ್ನು ಹಿಡಿಯಲಿಚ್ಛಿಸುತ್ತಿದ್ದರೆ ಬೇಗನೆ ಯಾತನೆ ಕಳುಹಿಸಿ ಬಿಡುತ್ತಿದ್ದನು. ಆದರೆ ಇವರಿಗಾಗಿ ವಾಗ್ದಾನವೀಯಲಾಗಿರುವ ಒಂದು ಸಮಯ ನಿಶ್ಚಿತವಿದೆ ಮತ್ತು ಅದನ್ನು ತಪ್ಪಿಸಿ ಓಡಿಹೋಗುವ ಯಾವ ದಾರಿಯನ್ನೂ ಇವರು ಕಾಣಲಾರರು.

وَرَبُّكَ الْغَفُورُ ذُو الرَّحْمَةِ ط كُو
يُؤَخِّدُهُمْ بِمَا كَسَبُوا لَعَجَلًا لَهُمْ
الْعَذَابُ ط بَلْ لَهُمْ مَوْعِدٌ لَنْ يَجِدُوا
مِنْ دُونِهِ مَوْئِلًا ﴿٥٨﴾

59. ಈ ಯಾತನಾಗ್ರಸ್ತ ನಾಡುಗಳು ನಿಮ್ಮ ಮುಂದೆಯೇ ಇವೆ. ಅವರು ಅಕ್ರಮವೆಸಗಿದಾಗ ನಾವು ಅವರನ್ನು ನಾಶಗೊಳಿಸಿದೆವು ಮತ್ತು ಅವುಗಳಲ್ಲಿ ಪ್ರತಿಯೊಂದರ ವಿನಾಶಕ್ಕಾಗಿ ನಾವು ಸಮಯವನ್ನು ನಿಶ್ಚಯಿಸಿಟ್ಟಿದ್ದೆವು.

وَتِلْكَ الْقُرَىٰ أَهْلَكْتَهُم لَمَّا ظَلَمُوا
وَجَعَلْنَا لِهَلِكِهِمْ مَوْعِدًا ﴿٥٩﴾

60. (ಮೂಸಾರಿಗೆ ಸಂಭವಿಸಿದ ಘಟನೆಯನ್ನು ಹೇಳಿರಿ) ಮೂಸಾರವರು ತಮ್ಮ ಸೇವಕನೊಡನೆ, "ನಾನು ಎರಡು ನದಿಗಳ ಸಂಗಮ ಸ್ಥಾನವನ್ನು ತಲಪದೆ ನನ್ನ ಪ್ರಯಾಣವನ್ನು ನಿಲ್ಲಿಸಲಾರೆ.

وَإِذْ قَالَ مُوسَىٰ لِقَوْمِهِ لَا آتِبْرَحَ حَتَّىٰ
أَبْلُغَ مَجْمَعَ الْبَحْرَيْنِ أَوْ أَمْضِيَ حُقُبًا ﴿٦٠﴾

ಅನ್ಯಥಾ ನಾನೊಂದು ದೀರ್ಘ ಕಾಲದ ವರೆಗೆ ನಡೆಯುತ್ತಲೇ ಇರುವೆನು"¹⁷ ಎಂದರು.

61. ಆ ಪ್ರಕಾರ ಅವರು ಸಂಗಮ ಸ್ಥಾನಕ್ಕೆ ತಲುಪಿದಾಗ ತಮ್ಮ ಮಿಂನನ್ನು ಮರೆತು ಬಿಟ್ಟರು ಮತ್ತು ಅದು ಹೊರಟು ಅಲ್ಲೊಂದು ಸುರಂಗವಿತ್ತೋ ಎಂಬಂತೆ ನದಿಗೆ ಹೋಗಿ ಬಿಟ್ಟಿತು.

فَلَمَّا بَلَغَا مَجْمَعَ بَيْنِهِمَا نَسِيَا حُرَّتَهُمَا
فَاتَّخَذَ سَبِيلَهُ فِي الْبَحْرِ سَرَبًا ۝

62. ಮೂಸಾ ಮುಂದೆ ಸಾಗಿ ತಮ್ಮ ಸೇವಕನೊಡನೆ, "ನಮ್ಮ ಬೆಳಗಿನ ಉಪಾಹಾರ ನೀಡು. ಇಂದು ನಾವು ಪ್ರಯಾಣ ಮಾಡಿ ತುಂಬಾ ದಣಿದಿದ್ದೇವೆ" ಎಂದರು.

فَلَمَّا جَاؤَرَا قَال لِقَتْلِهِ إِنَّمَا وَعَدْنَا
لَقَدْ لَقِينَا مِنْ سَفَرِنَا هَذَا نَصَبًا ۝

63. ಆಗ ಸೇವಕನು, "ತಾವು ಕಂಡಿರಾ? ಇದೇನಾಯಿತು? ನಾವು ಆ ಶಿಲೆಯ ಬಳಿ ತಂಗಿದ್ದಾಗ ನಾನು ಮಿಂನನ್ನು ಮರೆತೇ ಬಿಟ್ಟಿದ್ದೆ. ನಾನು ತಮ್ಮೊಡನೆ ಅದರ ಪ್ರಸ್ತಾಪವೆತ್ತದ ರೀತಿಯಲ್ಲಿ ಶೈತಾನನು ನನ್ನನ್ನು ಮರೆವೆಗೇಡು ಮಾಡಿಬಿಟ್ಟನು. ಮಿಂನು ವಿಚಿತ್ರ ರೀತಿಯಿಂದ ಹೊರಟು ನದಿಯೊಳಗೆ ಸೇರಿಬಿಟ್ಟಿತು" ಎಂದನು.

قَالَ أَرَأَيْتَ إِذْ أَوَيْنَا إِلَى الصَّخْرَةِ
فَأَنَّى نَسِيْتُ الْحُوتَ وَمَا أُنْسِنِيهِ
إِلَّا الشَّيْطَانُ أَنْ أَذْكُرَهُ وَاتَّخَذَ سَبِيلَهُ
فِي الْبَحْرِ عَجَبًا ۝

64. ಆಗ ಮೂಸಾ, "ನಾವು ಹುಡುಕುತ್ತಿದ್ದುದೂ ಅದನ್ನೇ"¹⁸ ಎಂದರು. ಆ ಪ್ರಕಾರ ಅವರಿಬ್ಬರೂ ತಮ್ಮ ಪಾದ ಗುರುತುಗಳನ್ನನುಸರಿಸಿ ಹಿಂದಿರುಗಿದರು-

قَالَ ذَلِكِ مَا كُنَّا نُبْغِ فَارْتَدَّا عَلَى
أَتْرَابِنَا قَصَصًا ۝

65. ಮತ್ತು ಅಲ್ಲಿ ಅವರು ನಮ್ಮ ದಾಸರ ಪೈಕಿ ಓರ್ವ ದಾಸನನ್ನು ಕಂಡರು. ನಾವು ಅವನಿಗೆ ನಮ್ಮ ಅನುಗ್ರಹ ಪ್ರದಾನ ಮಾಡಿದ್ದೆವು ಮತ್ತು ನಮ್ಮ ವತಿಯಿಂದ ಒಂದು ವಿಶಿಷ್ಟ ಜ್ಞಾನವನ್ನು ದಯಪಾಲಿಸಿದ್ದೆವು.¹⁹

فَوَجَدَا عَبْدًا مِنْ عِبَادِنَا آتَيْنَاهُ
رَحْمَةً مِنْ عِنْدِنَا وَعَلَّمْنَاهُ مِنْ لَدُنَّا عِلْمًا ۝

66. ಮೂಸಾ ಅವರೊಡನೆ, "ನಿಮಗೆ ಕಲಿಸಿ ಕೊಡಲಾಗಿರುವ

قَالَ لَهُ مُوسَى هَلْ آتَيْتُكَ عَلَى أَنْ

17. ಪ್ರವಾದಿ ಮೂಸಾ(ಅ) ಈ ಯಾತ್ರೆಯನ್ನು ಯಾವ ಕಾಲದಲ್ಲಿ ಕೈಗೊಂಡಿದ್ದರಂಬ ವಿಚಾರ ಯಾವುದೇ ನಂಬಲರ್ಹ ಮೂಲಗಳಿಂದ ತಿಳಿದು ಬರುವುದಿಲ್ಲ. ಎರಡು ನದಿಗಳ ಸಂಗಮದಲ್ಲಿ ಈ ಘಟನೆ ನಡೆದಿತ್ತು ಎಂದಿದೆ, ಆ ಎರಡು ನದಿಗಳು ಯಾವುವು ಎಂದೂ ತಿಳಿದು ಬರುವುದಿಲ್ಲ. ಆದರೆ ಘಟನೆಯ ಬಗ್ಗೆ ವಿವೇಚನೆ ನಡೆಸಿದಾಗ ಇದು ಪ್ರವಾದಿ ಮೂಸಾರ(ಅ) ಈಜಿಪ್ಟ್ ವಾಸ್ತವ್ಯದ ವೇಳೆ ನಡೆದಿತ್ತು ಎಂದು ತಿಳಿದು ಬರುತ್ತದೆ. ಆಗ ಫಿರ್‌ಝನ್ ಮತ್ತು ಅವರ ನಡುವೆ ಸಂಘರ್ಷ ನಡೆಯುತ್ತಿತ್ತು. ಎರಡು ನದಿಗಳಿಂದರೆ 'ಶ್ವೇತ ನೈಲ್' ಮತ್ತು 'ನೀಲ ನೈಲ್' ಎಂಬ ಎರಡು ಉಪನದಿಗಳು. ಅವುಗಳ ಸಂಗಮದಲ್ಲೇ ಇಂದಿನ 'ಖಾರ್ತೂಮ್' ನಗರವಿದೆ. ಈ ಊಹೆಗೆ ಕಾರಣವೇನೆಂಬುದನ್ನು ನಾವು ತಪ್ಪೀಮುಲ್ ಕುರ್ಆನ್, ಭಾಗ ಮೂರರಲ್ಲಿ ಬರುವ ಅಲ್ ಕಹ್ಫ್ ಅಧ್ಯಾಯದ ವ್ಯಾಖ್ಯಾನದಲ್ಲಿ ವಿವರಿಸಿದ್ದೇವೆ.

18. ಅರ್ಥಾತ್ ತಲಪಬೇಕಾದ ಗುರಿಯ ಬಗ್ಗೆ ನಮಗೆ ಇದೇ ಗುರುತನ್ನು ತಿಳಿಸಲಾಗಿತ್ತು.

19. ಆ ದಾಸನ ಹೆಸರು ನಂಬಲರ್ಹವಾದ ಎಲ್ಲ ಪ್ರವಾದಿ ವಚನಗಳಲ್ಲಿ 'ಖಿರುರ್' ಎಂದಿದೆ.

- ಸುಚ್ಛಾನವನ್ನು ನನಗೂ ಹೇಳಿ ಕೊಡುವಂತೆ ನಾನು ನಿಮ್ಮ ಸಂಗಡವಿರಲೇ?" ಎಂದು ಕೇಳಿದರು.
67. ಆಗ ಅವರು, "ತಾವು ನನ್ನ ಸಂಗಡ ಸಹನೆಯಿಂದಿರಲಾರಿರಿ- ۞ قَالَ إِنَّكَ لَنْ تَسْتَطِيعَ مَعِيَ صَبْرًا ۞
68. ಮತ್ತು ತಮಗೆ ಅರಿವಿಲ್ಲದಂತಹ ವಿಷಯದ ಬಗ್ಗೆ ತಾಳ್ಮೆ ವಹಿಸುವುದಾದರೂ ಹೇಗೆ?" ಎಂದರು. ۞ وَكَيْفَ تَصْبِرُ عَلَىٰ مَا لَمْ تُحِطْ بِهِ خُبْرًا ۞
69. ಆಗ ಮೂಸಾ, 'ಇನ್ಯಾ ಅಲ್ಲಾಹ್ (ಅಲ್ಲಾಹನಿಚ್ಛಿಸಿದರೆ) ತಾವು ನನ್ನನ್ನು ಸಹನೆಯುಳ್ಳವನಾಗಿ ಕಾಣುವಿರಿ ಮತ್ತು ನಾನು ಯಾವ ವಿಷಯದಲ್ಲೂ ತಮ್ಮ ಆಜ್ಞೋಲ್ಲಂಘನೆ ಮಾಡಲಾರೆ" ಎಂದರು. ۞ قَالَ سَتَجِدُنِي إِن شَاءَ اللَّهُ صَابِرًا وَلَا أَعْصِي لَكَ أَمْرًا ۞
70. ಆಗ ಅವರು, "ಸರಿ ತಾವು ನನ್ನ ಸಂಗಡ ನಡೆಯುವುದಿದ್ದರೆ, ನಾನೇ ಸ್ವತಃ ತಮಗೆ ಹೇಳುವ ವರೆಗೂ ತಾವು ನನ್ನೊಡನೆ ಯಾವ ವಿಷಯದಲ್ಲೂ ಪ್ರಶ್ನಿಸಬಾರದು" ಎಂದರು. ۞ قَالَ فَإِنِ اتَّبَعْتَنِي فَلَا تَسْأَلْنِي عَن شَيْءٍ حَتَّىٰ أُحْدِثَ لَكَ مِنْهُ ذِكْرًا ۞
71. ಹಾಗೆ ಅವರಿಬ್ಬರೂ ಹೊರಟರು. ಕೊನೆಗೆ ಅವರು ಒಂದು ನಾವೆಯನ್ನೇರಿದರು. ಆಗ ಆ ವ್ಯಕ್ತಿಯು ಆ ನಾವೆಯಲ್ಲಿ ಒಂದು ಬಿರುಕನ್ನುಂಟು ಮಾಡಿಬಿಟ್ಟಿತು. ಮೂಸಾ ಹೇಳಿದರು, "ನೀವು ನಾವೆಯಲ್ಲಿರುವವರನ್ನೆಲ್ಲ ಮುಳುಗಿಸಿ ಬಿಡಬೇಕೆಂದು ಇದರಲ್ಲಿ ಬಿರುಕನ್ನುಂಟು ಮಾಡಿದಿರಾ? ನಿಜಕ್ಕೂ ನೀವೊಂದು ಕಠೋರ ಕಾರ್ಯವನ್ನೆಸಗಿದಿರಿ." ۞ فَأَنطَلَقَا ۖ حَتَّىٰ إِذَا رَكِبَا فِي السَّفِينَةِ خَرَقَهَا ۖ قَالَ أَخَرَقْتَهَا لِتُغْرِقَ أَهْلَهَا ۖ لَقَدْ جِئْتَ شَيْئًا إِمْرًا ۞
72. ಆಗ ಅವರು, "ನೀವು ನನ್ನ ಸಂಗಡ ಸಹನೆಯಿಂದಿರಲಾರಿರೆಂದು ನಾನು ಹೇಳಿರಲಿಲ್ಲವೇ?" ಎಂದು ಕೇಳಿದರು. ۞ قَالَ أَلَمْ أَقُلْ إِنَّكَ لَنْ تَسْتَطِيعَ مَعِيَ صَبْرًا ۞
73. ಆಗ ಮೂಸಾ, "ಪ್ರಮಾದವಶಾತ್ ಆಗಿ ಹೋದುದಕ್ಕಾಗಿ ನನ್ನನ್ನು ಹಿಡಿಯಬೇಡಿರಿ. ನನ್ನ ವಿಷಯದಲ್ಲಿ ನೀವು ಕಠಿಣವಾಗಿ ವರ್ತಿಸಬೇಡಿರಿ" ಎಂದರು. ۞ قَالَ لَا تَأْخُذْ بَعِثِي بِمَا نَسِيتُ وَكَأَن تُرْهِقِنِي مِنْ أَمْرِي عُسْرًا ۞
74. ಅನಂತರ ಅವರಿಬ್ಬರೂ ಮುಂದೆ ನಡೆದರು. ಕೊನೆಗೆ ಅವರಿಗೆ ಒಬ್ಬ ಬಾಲಕನು ಸಿಕ್ಕಿದನು. ಆ ವ್ಯಕ್ತಿ ಅವನನ್ನು ಕೊಂದು ಹಾಕಿತು. ಮೂಸಾ ಹೇಳಿದರು, "ನೀವು ಒಬ್ಬ ನಿರಪರಾಧಿಯ ಪ್ರಾಣಹಾನಿ ಮಾಡಿದಿರಾ? ವಸ್ತುತಃ ಅವನು ಯಾರನ್ನೂ ಕೊಲೆ ಮಾಡಿರಲಿಲ್ಲ. ನೀವು ಇದೊಂದು ದುಷ್ಟತ್ಯವೆಸಗಿದಿರಿ." ۞ فَأَنطَلَقَا ۖ حَتَّىٰ إِذَا لَقِيَا غُلَامًا فَاقْتَلَهُ ۖ قَالَ اقْتُلْتَنِي بِنَفْسٍ لَّيْسَ بِغَيْرِ نَفْسٍ ۖ لَقَدْ جِئْتَ شَيْئًا نُكْرًا ۞

75. *ಆಗ ಅವರು, "ನೀವು ನನ್ನ ಸಂಗಡ ಸಹನೆಯಿಂದಿರಲಾರಿರೆಂದು ನಾನು ನಿಮ್ಮೊಡನೆ ಹೇಳಿರಲಿಲ್ಲವೇ?" ಎಂದು ಕೇಳಿದರು.

قَالَ أَلَمْ أَقُلْ لَكَ إِنَّكَ لَنْ تَسْتَطِيعَ
مَعِيَ صَبْرًا ﴿٧٥﴾

76. (ಆಗ ಮೂಸಾ) "ಇನ್ನು ಮುಂದೆ ನಾನು ನಿಮ್ಮೊಡನೆ ಏನಾದರೂ ಕೇಳಿದರೆ ನೀವು ನನ್ನನ್ನು ಸಂಗಡ ಇಟ್ಟುಕೊಳ್ಳಬೇಡಿರಿ. ಈಗಂತೂ ನನ್ನ ಕಡೆಯಿಂದ ನಿಮಗೊಂದು ನೆಪ ಸಿಕ್ಕಿಬಿಟ್ಟಿತು" ಎಂದರು.

قَالَ إِنْ سَأَلْتِكَ عَنْ شَيْءٍ بَعْدَهَا
فَلَا تُصَاحِبْنِي قَدْ بَلَغْتَ مِنْ
لَدُنِّي عُذْرًا ﴿٧٦﴾

77. ಅನಂತರ ಅವರು ಮುಂದೆ ಸಾಗಿದರು. ಕೊನೆಗೆ ಒಂದು ಗ್ರಾಮಕ್ಕೆ ಬಂದರು ಮತ್ತು ಅಲ್ಲಿಯ ಜನರೊಡನೆ ಊಟ ಕೇಳಿದರು. ಆದರೆ ಅವರು ಇವರಿಬ್ಬರನ್ನೂ ಸತ್ಕರಿಸಲು ನಿರಾಕರಿಸಿದರು. ಅಲ್ಲಿ ಅವರೊಂದು ಗೋಡೆಯನ್ನು ಕಂಡರು. ಅದು ಬೀಳುವುದರಲ್ಲಿತ್ತು. ಆ ವ್ಯಕ್ತಿಯು ಆ ಗೋಡೆಯನ್ನು ಸರಿಪಡಿಸಿ ನಿಲ್ಲಿಸಿತು. ಮೂಸಾ ಹೇಳಿದರು, "ನೀವು ಇಚ್ಛಿಸುತ್ತಿದ್ದರೆ ಈ ಕೆಲಸದ ಮಜೂರಿ ಪಡೆದುಕೊಳ್ಳಬಹುದಿತ್ತು."

فَأُطْلِقَا صَحَابِي إِذْ آتَىٰ أَهْلَ قَرْيَةٍ
اسْتَطْعَمَ أَهْلُهَا قَابِوًا أَنْ يُضَيِّفُوهُمَا
فَوَجَدَا فِيهَا جِدَارًا يُرِيدُ أَنْ يَتَفَضَّلَ
قَا قَامَهُ ط قَالَ كَوْ شِدَّتْ لَتَّخَذَتْ
عَلَيْهِ أَجْرًا ﴿٧٧﴾

78. ಆಗ ಅವರು, "ನನ್ನ ಮತ್ತು ನಿಮ್ಮ ಸಹವಾಸ ಮುಗಿಯಿತು. ಇನ್ನು, ನಿಮ್ಮಿಂದ ಸಹಿಸಿ ಕೊಳ್ಳಲಾಗದಿದ್ದ ವಿಷಯಗಳ ವಾಸ್ತವಿಕತೆಯನ್ನು ನಾನು ನಿಮಗೆ ವಿವರಿಸುತ್ತೇನೆ-

قَالَ هَذَا فِرَاقُ بَيْنِي وَبَيْنِكَ
سَأَنْبِئُكَ بِتَأْوِيلِ مَا لَمْ تَسْتَطِعْ
عَلَيْهِ صَبْرًا ﴿٧٨﴾

79. ನಾವೆಯ ಬಗ್ಗೆ ಹೇಳುವುದಾದರೆ, ಅದು ನದಿಯಲ್ಲಿ ದುಡಿದು ಹೊಟ್ಟೆ ಹೊರೆಯುತ್ತಿದ್ದ ಕೆಲವು ಬಡವರದ್ದಾಗಿತ್ತು. ನಾನು ಅದನ್ನು ದೋಷಪೂರ್ಣಗೊಳಿಸಬೇಕೆಂದು ಭಾವಿಸಿದೆ. ಏಕೆಂದರೆ ಮುಂದೆ, ಪ್ರತಿಯೊಂದು ನಾವೆಯನ್ನೂ ಬಲಾತ್ಕಾರವಾಗಿ ವಶಪಡಿಸಿ ಕೊಳ್ಳುವಂತಹ ಒಬ್ಬ ಅರಸನ ಪ್ರದೇಶವಿತ್ತು.

أَمَّا السَّفِينَةَ فَكَانَتْ لِسُلُكَيْنِ
يَعْمَلُونَ فِي الْبَحْرِ فَأَرَدْتُ أَنْ أَعِيبَهَا
وَكَانَ وِرَاءَهُمْ مَلِكٌ يَأْخُذُ كُلَّ
سَفِينَةٍ غَصْبًا ﴿٧٩﴾

80. ಆ ಬಾಲಕನ ಬಗ್ಗೆ ಹೇಳುವುದಿದ್ದರೆ ಅವನ ಮಾತಾಪಿತರು ಸತ್ಯವಿಶ್ವಾಸಿಗಳಾಗಿದ್ದರು. ಆ ಬಾಲಕನು ತನ್ನ ಅತಿಕ್ರಮ ಹಾಗೂ ಸತ್ಯನಿಷೇಧ ನೀತಿಗಳಿಂದ ಅವರಿಗೆ ತೊಂದರೆ ಕೊಡುವನೆಂಬ ಆಶಂಕೆ ನಮಗಾಯಿತು.

وَأَمَّا الْغُلَامَ فَكَانَ أَبُوهُُ مُؤْمِنًا
وَخَشِيئًا أَنْ يُرْفَعَهَا طَغِيًّا نَا وَكُفْرًا ﴿٨٠﴾

81. ಆದುದರಿಂದ ಅವರ ಪ್ರಭು ಅವನ ಬದಲಿಗೆ ಚಾರಿತ್ರ್ಯದಲ್ಲಿ ಅವನಿಗಿಂತ ಉತ್ತಮನೂ ದಯಾದಾಕ್ಷಿಣ್ಯಗಳಲ್ಲಿ ನಿಕಟನೂ ಆದ ಸಂತತಿಯನ್ನು ಅವರಿಗೆ ದಯಪಾಲಿಸಲೆಂದು ಬಯಸಿದವು-

فَأَرَدْنَا أَنْ يُبْدِلَهُمَا رَبُّهُمَا خَيْرًا مِمَّا
رَكُوهُ وَآقْرَبَ رُحْمًا ﴿٨١﴾

*ಇಲ್ಲಿಂದ 16ನೆಯ ಕಾಂಡ ಆರಂಭ.

82. ಮತ್ತು ಆ ಗೋಡೆಯ ಬಗ್ಗೆ ಹೇಳುವುದಾದರೆ ಅದು ಈ ಪಟ್ಟಣದಲ್ಲಿರುವ ಇಬ್ಬರು ಅನಾಥ ಹುಡುಗರದ್ದಾಗಿದೆ. ಈ ಗೋಡೆಯ ಅಡಿಯಲ್ಲಿ ಆ ಮಕ್ಕಳಿಗಾಗಿ ಒಂದು ನಿಧಿ ಇದೆ ಮತ್ತು ಅವರ ತಂದೆ ಒಬ್ಬ ಸಜ್ಜನನಾಗಿದ್ದನು. ಆದುದರಿಂದ ಈ ಮಕ್ಕಳಿಬ್ಬರೂ ಪ್ರೌಢಾವಸ್ಥೆಗೆ ತಲಪಿ ತಮ್ಮ ನಿಧಿಯನ್ನು ಪಡೆಯಲೆಂದು ನಿಮ್ಮ ಪ್ರಭು ಬಯಸಿದನು. ಇದು ನಿಮ್ಮ ಪ್ರಭುವಿನ ಕೃಪೆಯ ನಿಮಿತ್ತ ಮಾಡಲಾಗಿರುತ್ತದೆ. ನಾನೇನೂ ನನ್ನ ಸ್ವಂತ ಅಧಿಕಾರದಿಂದ ಮಾಡಿದುದಲ್ಲ. ನೀವು ತಾಳ್ಮೆ ವಹಿಸದಿದ್ದ ವಿಷಯಗಳ ವಾಸ್ತವಿಕತೆ ಇದು."²⁰

وَأَمَّا الْجِدَارُ فَكَانَ لِغُلَامَيْنِ يَتِيمَيْنِ فِي الْمَدِينَةِ وَكَانَ تَحْتَهُ كَنْزٌ لَهُمَا وَكَانَ أَبُوهُمَا صَالِحًا فَأَرَادَ رَبُّكَ أَنْ يَبْلُغَا أَشُدَّهُمَا وَيَسْتَخْرِجَا كَنْزَهُمَا رَحْمَةً مِن رَّبِّكَ وَمَا فَعَلْتُمْ عَنْ أَمْرِي ذَلِكَ تَأْوِيلُ مَا لَمْ تَسْطِعْ عَلَيْهِ صَبْرًا ﴿٢٠﴾

83. ಓ ಪೈಗಂಬರರೇ, ಇವರು ನಿಮ್ಮೊಡನೆ 'ದುಲ್‌ಕರ್ನೈನ್'ರ ಕುರಿತು ಪ್ರಶ್ನಿಸುತ್ತಾರೆ. ಅವರ ಕುರಿತು ಕೆಲವು ವಿಷಯಗಳನ್ನು ನಿಮಗೆ ತಿಳಿಸುತ್ತೇನೆಂದು ಇವರೊಡನೆ ಹೇಳಿರಿ.

وَسَيَلُّونَكَ عَنْ ذِي الْقُرْنَيْنِ ط قُلْ سَأَتْلُو عَلَيْكُمْ مِنْهُ ذِكْرًا ﴿٢١﴾

84. ನಾವು ಅವರಿಗೆ ಭೂಮಿಯಲ್ಲಿ ಪ್ರಭುತ್ವವನ್ನು ದಯಪಾಲಿಸಿದ್ದೆವು ಮತ್ತು ಅವರಿಗೆ ಎಲ್ಲಾ ತರದ ಸಾಧನಾನುಕೂಲಗಳನ್ನು ನೀಡಿದ್ದೆವು.

إِنَّا مَكَّنَّا لَهُ فِي الْأَرْضِ وَآتَيْنَاهُ مِنْ كُلِّ شَيْءٍ سَبَبًا ﴿٢٢﴾

85. ಅವರು (ಮೊದಲು ಪಶ್ಚಿಮ ದಿಕ್ಕಿಗೆ ಒಂದು ದಂಡಯಾತ್ರೆಯ) ಸಿದ್ಧತೆ ಮಾಡಿದರು.

فَاتَّبَعَهُ سَبَبًا ﴿٢٣﴾

86. ಕೊನೆಗೆ ಅವರು ಸೂರ್ಯನು ಅಸ್ತಮಿಸುವಲ್ಲಿಗೆ ತಲುಪಿದಾಗ²¹ ಸೂರ್ಯನು ಕಪ್ಪು ನೀರಿನಲ್ಲಿ ಮುಳುಗುತ್ತಿರುವುದಾಗಿ²² ಕಂಡರು.

حَتَّىٰ إِذَا بَلَغَ مَغْرِبَ الشَّمْسِ وَجَدَهَا تَغْرُبُ فِي عَيْنٍ حَمِئَةٍ وَوَجَدَ عِنْدَهَا

20. ಹ. ಖಿರಾಫ್ ಮಾಡಿದ ಮೂರು ಕೆಲಸಗಳು ಅಲ್ಲಾಹನ ಆಜ್ಞೆಯಿಂದಲೇ ಆಗಿದ್ದುವು ಎಂಬುದು ಈ ಘಟನೆಯಿಂದ ಸ್ಪಷ್ಟವಾಗುತ್ತದೆ. ಅದರ ಜತೆಗೆ ಅವರು ಮಾಡಿದ ಮೊದಲಿನೆರಡು ಕೆಲಸಗಳು, ಅಲ್ಲಾಹನು ಕಳುಹಿಸಿರುವ ಶರೀಅತ್‌ನಲ್ಲಿ ಯಾವ ಮಾನವನಿಗೂ ಅನುಮತಿಸಲಾಗದ ವಿಷಯಗಳೆಂದೂ ವ್ಯಕ್ತವಾಗುತ್ತದೆ. ಯಾರದಾದರೂ ಒಡತನದಲ್ಲಿರುವ ದೋಣಿಯನ್ನು ಮುಂದೆ ಅದನ್ನು ಅಕ್ರಮಿಯೊಬ್ಬ ಕಿತ್ತುಕೊಳ್ಳಬಹುದೆಂಬ ಕಾರಣಕ್ಕಾಗಿ ಹಾಳುಗಡಹುವುದು ಅಥವಾ ಓರ್ವ ಬಾಲಕನನ್ನು ದೊಡ್ಡವನಾದ ನಂತರ ಅವನು ಅಕ್ರಮಿಯೂ ಸತ್ಯನಿಷೇಧಿಯೂ ಆಗಿ ಮಾರ್ಪಡುವನು ಎಂಬ ಕಾರಣಕ್ಕಾಗಿ ಕೊಲೆ ಮಾಡುವುದು- ದಿವ್ಯಬೋಧನೆಯ ಆಧಾರದಲ್ಲೂ ಯಾವ ಮಾನವನಿಗೂ ಅಧಿಕಾರವಿಲ್ಲದಂತಹ ವಿಷಯವಾಗಿದೆ. ಆದ್ದರಿಂದ ಖಿರಾಫ್‌ರು ಈ ಕೆಲಸವನ್ನು ಶರೀಅತ್‌ನ ಆದೇಶದಂತಲ್ಲ ಬದಲಾಗಿ ದೇವಾದೇಶದಂತೆ ಮಾಡಿದ್ದರು ಎಂದು ನಂಬುವುದಲ್ಲದೆ ನಮಗೆ ಬೇರೆ ದಾರಿಯಿಲ್ಲ. ಇಂತಹ ಕೆಲಸಗಳನ್ನು ಅಲ್ಲಾಹನು ಮಾನವೇತರ ಸೃಷ್ಟಿಗಳ ಮೂಲಕ ಮಾಡಿಸುತ್ತಾನೆ. ಘಟನೆಯ ಸ್ವರೂಪದಿಂದ ತಿಳಿದು ಬರುವುದೇನೆಂದರೆ ಅಲ್ಲಾಹನು ಮೂಸಾರನ್ನು(ಅ) ಆ ದಾಸನ ಬಳಿಗೆ ಕಳುಹಿಸುವುದರ ಉದ್ದೇಶವೇ, ಈ ದೇವನ ಕಾರ್ಯಾಗಾರದಲ್ಲಿ ಮಾನವನ ತಿಳುವಳಿಕೆಗೆ ಮೀರಿದ ಯಾವ ಯುಕ್ತಿಗಳು ಅಡಕವಾಗಿದೆ ಎಂದು ತೆರೆ ಸರಿಸಿ ಅವರಿಗೆ ಒಂದು ದೃಶ್ಯವನ್ನು ತೋರಿಸುವುದಾಗಿತ್ತು. ಅಲ್ಲಾಹನು ಹ. ಖಿರಾಫ್‌ರ(ಅ) ಕುರಿತು 'ದಾಸ' ಎಂಬ ಪದ ಪ್ರಯೋಗ ಮಾಡಿರುವುದು ಅವರನ್ನು ಮಾನವ ಎಂದು ಕಲ್ಪಿಸಲು ಸಾಕಾಗಲಾರದು. ಅಲ್ ಅಂಬಿಯಾ ಅಧ್ಯಾಯದ ಸೂಕ್ತ 26, ಅರ್ಝುಖ್‌ರಾಫ್ ಅಧ್ಯಾಯದ ಸೂಕ್ತ 19 ಮತ್ತಿತರ ಕಡೆಗಳಲ್ಲಿ ದೇವಚರರಿಗೂ ಇಂತಹ ಪದ ಬಳಕೆಯಾಗಿದೆ.

21. ಅರ್ಥಾತ್- ಪಶ್ಚಿಮ ಸೀಮೆಯ ಕೊನೆಯ ತನಕ.

22. ಅರ್ಥಾತ್- ಅಲ್ಲಿ ಸೂರ್ಯಾಸ್ತಮದ ವೇಳೆ ಸೂರ್ಯ ಸಮುದ್ರದ ಕಪ್ಪು ಬಣ್ಣ ಮಿಶ್ರಿತ ನೀರಿನಲ್ಲಿ ಮುಳುಗುತ್ತಿದೆಯೇನೋ ಎಂದು ಭಾಸವಾಗುತ್ತದೆ.

- ಅವರು ಅಲ್ಲೊಂದು ಜನಾಂಗವನ್ನು ನೋಡಿದರು. ನಾವು (ಹೀಗೆ) ಹೇಳಿದೆವು - "ಓ ದುಲ್‌ಕರ್ನೈನ್! ಇವರಿಗೆ ತೊಂದರೆ ಕೊಡುವ ಶಕ್ತಿಯೂ ನಿಮಗಿದೆ, ಅವರೊಂದಿಗೆ ಉತ್ತಮ ರೀತಿಯ ವ್ಯವಹಾರ ನಡೆಸುವ ಅಧಿಕಾರವೂ ನಿಮಗೆ ಇದೆ."
87. ಆಗ ಅವರು, "ಇದರಲ್ಲಿ ಅಕ್ರಮವೆಸಗಿದವನಿಗೆ ನಾವು ಶಿಕ್ಷೆ ಕೊಡುವೆವು. ಅನಂತರ ಅವನು ತನ್ನ ಪ್ರಭುವಿನ ಕಡೆಗೆ ಮರಳಿ ಸಲ್ಲುವನು ಮತ್ತು ಅವನು (ಅಲ್ಲಾಹ್) ಆತನಿಗೆ ಇನ್ನಷ್ಟು ಕಠಿಣ ಶಿಕ್ಷೆ ಕೊಡುವನು.
88. ಅವರಲ್ಲಿ ಸತ್ಯವಿಶ್ವಾಸ ಸ್ವೀಕರಿಸುವವನಿಗೆ ಹಾಗೂ ಸತ್ಯಮ್ ವೆಸಗುವವನಿಗೆ ಸತ್ಯಲವಿದೆ. ನಾವು ಅವನಿಗೆ ಸರಳವಾದ ಆದೇಶ ಗಳನ್ನು ನೀಡುವೆವು" ಎಂದರು.
89. ಅನಂತರ ಅವರು (ಇನ್ನೊಂದು ದಂಡಯಾತ್ರೆಯ) ಸಿದ್ಧತೆ ಮಾಡಿದರು.
90. ಕೊನೆಗೆ ಸೂರ್ಯನು ಉದಯಿಸುವ ಸರಹದ್ದಿನ ವರೆಗೆ ತಲಪಿದರು.²³ ಅಲ್ಲಿ ಬಿಸಿಲಿನಿಂದ ರಕ್ಷಣೆ ಪಡೆಯಲು ಯಾವುದೇ ಸಾಧನವನ್ನು ನಾವು ಮಾಡಿಕೊಟ್ಟಿರದಂತಹ ಒಂದು ಜನಾಂಗದ ಮೇಲೆ ಸೂರ್ಯನು ಉದಯಿಸುತ್ತಿದ್ದುದನ್ನು ಅವರು ಕಂಡರು.
91. ಅವರ ಅವಸ್ಥೆ ಇದಾಗಿತ್ತು ಮತ್ತು ದುಲ್‌ಕರ್ನೈನರ ಬಳಿ ಏನಿತ್ತೆಂಬುದನ್ನು ನಾವು ತಿಳಿದಿದ್ದೆವು.
92. ಅನಂತರ ಅವರು (ಮತ್ತೊಂದು ದಂಡಯಾತ್ರೆಯ) ಸಿದ್ಧತೆ ಮಾಡಿದರು.
93. ಕೊನೆಗೆ ಎರಡು ಪರ್ವತಗಳ ನಡುವೆ ತಲಪಿದಾಗ ಯಾವ ಮಾತನ್ನೂ ತಿಳಿಯದಂತಹ ಒಂದು ಜನಾಂಗವನ್ನು ಅವರು ಕಂಡರು.
94. ಅವರು (ಹೀಗೆ) ಹೇಳಿದರು- "ಓ ದುಲ್‌ಕರ್ನೈನರೇ! ಯಲ್‌ಜೂಜ್
- قَوْمَاهُ قُلْنَا يَا الْقَارِئِينَ إِنَّمَا أَنْتُمْ مُعَذِّبُونَ وَإِنَّمَا أَنْتُمْ مُعَذِّبُونَ وَإِنَّمَا أَنْتُمْ مُعَذِّبُونَ
قَالَ آمَّا مَنْ ظَلَمَ فَسَوْفَ نُعَذِّبُهُ ثُمَّ يُرَدُّ إِلَىٰ رَبِّهِ فَيُعَذِّبُهُ عَذَابًا ثَكْرًا
وَأَمَّا مَنْ آمَنَ وَعَمِلَ صَالِحًا فَلَهُ جَزَاءُ الْحُسْنَىٰ وَسَنَقُولُ لَهُ مِنْ أَمْرِنَا يُسْرًا
ثُمَّ أَتَبَعَ سَبَبًا
حَتَّىٰ إِذَا بَلَغَ مَطْلِعَ الشَّمْسِ وَجَدَهَا تَظْلُمُهُ عَلَىٰ قَوْمٍ لَمْ نَجْعَلْ لَهُمْ مِنْ دُونِهَا سِنْرًا
كَذَٰلِكَ وَقَدْ أَحَطْنَا بِمَا لَدَيْهِ خُبْرًا
ثُمَّ أَتَبَعَ سَبَبًا
حَتَّىٰ إِذَا بَلَغَ بَيْنَ السَّدَّيْنِ وَجَدَ مِنْ دُونِهِمَا قَوْمًا لَّا يَكَادُونَ يَفْقَهُونَ قَوْلًا
قَالُوا يَا الْقَارِئِينَ إِنَّا يَا جُجُوجَ وَمَا جُجُوجَ

23. ಅರ್ಥಾತ್- ಪೂರ್ವ ಸೀಮೆಯ ಕೊನೆಯ ತನಕ.

<p>ಮತ್ತು ಮಲ್‌ಜೂಜರು²⁴ ಈ ಪ್ರದೇಶದಲ್ಲಿ ಗೊಂದಲ ಹಬ್ಬಿಸುತ್ತಿದ್ದಾರೆ. ನೀವು ನಮ್ಮ ಮತ್ತು ಅವರ ನಡುವೆ ಒಂದು ತಡೆಯನ್ನು ನಿರ್ಮಿಸಿ ಕೊಡುವ ಕಾರ್ಯಕ್ಕೆ ನಾವು ನಿಮಗೆ ತೆರಿಗೆ ಏನಾದರೂ ಕೊಡಬೇಕೇ?"</p>	<p>مُفْسِدُونَ فِي الْأَرْضِ فَهَلْ نَجْعَلُ لَكَ خَرْجًا عَلَىٰ أَنْ تَجْعَلَ بَيْنَنَا وَبَيْنَهُمْ سَدًّا ﴿١٥﴾</p>
<p>95. (ಅದಕ್ಕೆ) ಅವರು, "ನನ್ನ ಪ್ರಭು ನನಗೆ ದಯಪಾಲಿಸಿರುವುದೇ ಸಾಕಷ್ಟಿದೆ. ನೀವು ನಿಮ್ಮ ಪರಿಶ್ರಮದಿಂದ ನನಗೆ ಸಹಾಯ ಮಾಡಿರಿ. ನಾನು ನಿಮ್ಮ ಮತ್ತು ಅವರ ನಡುವೆ ಒಂದು ತಡೆ ನಿರ್ಮಿಸಿಕೊಡುತ್ತೇನೆ-</p>	<p>قَالَ مَا مَكَّنِّي فِيهِ رَبِّي خَيْرٌ فَأَعِينُونِي بِقُوَّةٍ أَجْعَلْ بَيْنَكُمْ وَبَيْنَهُمْ رَدْمًا ﴿١٦﴾</p>
<p>96. ನನಗೆ ಕಬ್ಬಿಣದ ಹಾಳೆಗಳನ್ನು ತಂದುಕೊಡಿರಿ" ಎಂದರು. ಹೀಗೆ ಎರಡು ಪರ್ವತಗಳ ನಡುವಿನ ಖಾಲಿ ಸ್ಥಳವನ್ನು ತುಂಬಿಸಿದ ಬಳಿಕ ಅವರು ಜನರೊಡನೆ, "ಇನ್ನು ಬೆಂಕಿ ಉರಿಸಿರಿ" ಎಂದರು. ಕೊನೆಗೆ (ಈ ಕಬ್ಬಿಣದ ಗೋಡೆಯು) ಕೆಂಡದಂತೆ ಕೆಂಪಾದಾಗ ಅವರು, "ತನ್ನಿರಿ, ನಾನೀಗ ಇದರಲ್ಲಿ ಕರಗಿದ ತಾಮ್ರವನ್ನು ಹೊಯ್ದು ಬಿಡುವೆನು" ಎಂದರು.</p>	<p>أَتُونِي زُبَرَ الْحَدِيدِ حَتَّىٰ إِذَا سَاوَى بَيْنَ الصَّدَفَيْنِ قَالَ انفُخُوا حَتَّىٰ إِذَا جَعَلَهُ نَارًا قَالَ أَتُونِي أُفْرِغَ عَلَيْهِ تِظْرًا ﴿١٧﴾</p>
<p>97. (ಈ ತಡೆಯು) ಯಲ್‌ಜೂಜ್ ಮತ್ತು ಮಲ್‌ಜೂಜರು ಅದರ ಮೇಲೆ ಹತ್ತಿಯೂ ಬರಲಾರದಂತಿತ್ತು. ಅದರಲ್ಲಿ ಕನ್ನ ಕೊರೆಯುವುದಂತೂ ಅವರಿಗೆ ಇನ್ನಷ್ಟು ಪ್ರಯಾಸಕರವಾಗಿತ್ತು.</p>	<p>فَمَا اسْتَطَاعُوا أَن يَظْهَرُوهُ وَمَا اسْتَطَاعُوا لَهُ نَقَبًا ﴿١٨﴾</p>
<p>98. ದುಲ್‌ಕರ್ನೈನ್ ಇಂತೆಂದರು - "ಇದು ನನ್ನ ಪ್ರಭುವಿನ ಕೃಪೆಯಾಗಿರುತ್ತದೆ. ಆದರೆ ನನ್ನ ಪ್ರಭುವಿನ ವಾಗ್ದಾನದ ಕಾಲ ಬಂದಾಗ ಅವನು ಇದನ್ನು ನೆಲಸಮ ಮಾಡಿ ಬಿಡುವನು. ನನ್ನ ಪ್ರಭುವಿನ ವಾಗ್ದಾನವು ಸತ್ಯಪೂರ್ಣವಾಗಿರುತ್ತದೆ."</p>	<p>قَالَ هَذَا رَحْمَةٌ مِنِّي فَادِّعْهُ وَعُدُّ رَجِيَّتِي جَعَلَهُ دَكَّاءَ وَكَانَ وَعْدُ رَبِّي حَقًّا ﴿١٩﴾</p>
<p>99. ಅಂದು²⁵ ನಾವು ಜನರನ್ನು (ಸಮುದ್ರದ ತೆರೆಗಳಂತೆ) ಪರಸ್ಪರ</p>	<p>وَتَرَكْنَا بَعْضَهُمْ يَوْمَئِذٍ يَمُوجًا فِي بَعْضٍ</p>

24. ಯಲ್‌ಜೂಜ್- ಮಲ್‌ಜೂಜ್ ಎಂದರೆ ಹಿಂದಿನ ಕಾಲದಿಂದಲೂ ನಾಗರಿಕ ರಾಷ್ಟ್ರಗಳನ್ನು ಕೊಳ್ಳಿ ಹೊಡೆಯುತ್ತಿದ್ದ ಈಶಾನ್ಯ ಏಷ್ಯಾದ ಜನಾಂಗಗಳು. ಹಲವೊಮ್ಮೆ ಅವರ ಮಹಾಪುರ ಏಷ್ಯಾ ಮತ್ತು ಯೂರೋಪಿನ ಕಡೆಗೆ ಹರಿಯುತ್ತಿತ್ತು. ಯೆಜೆಕಿಯೇಲನ ಗ್ರಂಥದಲ್ಲಿ (ಭಾಗ- 38,39) ಅವರ ಪ್ರದೇಶ ರಷ್ಯಾ ಮತ್ತು ತೋಬಲ್ (ಇಂದಿನ ಬಾಲ್ಟಿಕ್) ಮತ್ತು ಮಸ್ಕ್ (ಈಗಿನ ಮಾಸ್ಕೋ) ಎಂದು ಹೇಳಲಾಗಿದೆ. ಇಸ್ರಾಕೀಲೀ ಇತಿಹಾಸಜ್ಞ ಯುಸೀಪೋಸನ ಪ್ರಕಾರ ಅವರು ಸೇಥಿಯನ್ ಜನಾಂಗದವರಾಗಿದ್ದರು. ಅವರ ವಾಸ್ತವ್ಯ ಕಪ್ಪುಸಮುದ್ರದ ಉತ್ತರ ಮತ್ತು ಪೂರ್ವ ಪ್ರದೇಶದಲ್ಲಿತ್ತು. ಚೆರೋಮ್‌ನ ಪ್ರಕಾರ ಮಲ್‌ಜೂಜ್ ಕಾಕೇಸಸ್ ಪರ್ವತಗಳ ಉತ್ತರಕ್ಕೆ ಕೆಸ್ಪಿಯನ್ ಸಮುದ್ರದ ಬಳಿ ವಾಸವಾಗಿದ್ದರು.

25. ಅರ್ಥಾತ್- ನಿರ್ಣಾಯಕ ದಿನ. ನಿರ್ಣಾಯಕ ದಿನದ ನಿಶ್ಚಿತವಾದ ವಾಗ್ದಾನದ ಬಗ್ಗೆ ದುಲ್‌ಕರ್ನೈನ್ ನೀಡಿದ್ದ ಸೂಚನೆಯ ಹಿನ್ನೆಲೆಯಲ್ಲಿ ಈ ಸೂಕ್ತಗಳನ್ನು ಅವನ ಮಾತಿಗೆ ಪೂರಕವಾಗಿ ಹೇಳಲಾಗಿದೆ.

- ಹೊಡೆದಾಡಿಕೊಳ್ಳಲು ಬಿಟ್ಟು ಬಿಡುವೆವು. ಕಹಳೆ ಊದಲ್ಪಡುವುದು. ಆ ಬಳಿಕ ನಾವು ಸಕಲ ಮಾನವರನ್ನು ಒಂದೆಡೆ ಒಟ್ಟು ಗೂಡಿಸುವೆವು.
100. ಅಂದು ನಾವು ನರಕವನ್ನು ಸತ್ಯನಿಷೇಧಿಗಳ ಮುಂದೆ ತರುವೆವು.
101. ನನ್ನ ಹಿತೋಪದೇಶದ ಬಗ್ಗೆ ಅಂಧರಾಗಿದ್ದುಕೊಂಡು ಏನನ್ನೂ ಆಲಿಸಲು ಸಿದ್ಧರಾಗಿರದ ಸತ್ಯನಿಷೇಧಿಗಳ ಮುಂದೆ.
102. ಸತ್ಯನಿಷೇಧವನ್ನು ಸ್ವೀಕರಿಸಿಕೊಂಡವರು ನನ್ನನ್ನು ಬಿಟ್ಟು ನನ್ನ ದಾಸರನ್ನು ತಮ್ಮ ರಕ್ಷಕ ಮಿತ್ರರಾಗಿಸಿಕೊಳ್ಳಬೇಕೆಂದು ಎಣಿಸಿ ರುವರೇ? ನಾವು ಇಂತಹ ಸತ್ಯನಿಷೇಧಿಗಳ ಸತ್ಕಾರಕ್ಕಾಗಿ ನರಕವನ್ನು ಸಿದ್ಧಗೊಳಿಸಿಟ್ಟಿರುತ್ತೇವೆ.
103. ಓ ಪ್ರೆಗಂಬರರೇ, ಇವರೊಡನೆ ಹೇಳಿರಿ; ತಮ್ಮ ಕರ್ಮಗಳಲ್ಲಿ ಅತ್ಯಧಿಕ ವಿಫಲರು ಯಾರಂದು ನಿಮಗೆ ತಿಳಿಸಲೇ?
104. ಲೌಕಿಕ ಜೀವನದಲ್ಲಿ ಯಾರ ಸಕಲ ಪರಿಶ್ರಮಗಳು ಸನ್ಮಾರ್ಗದಿಂದ ತಪ್ಪಿಹೋಗಿದ್ದು ತಾವು ಮಾಡುತ್ತಿರುವುದೆಲ್ಲವೂ ಸರಿಯೇ ಎಂದು ತಿಳಿದುಕೊಂಡಿದ್ದರೋ ಅವರು.
105. ಇವರು ತಮ್ಮ ಪ್ರಭುವಿನ ವಚನಗಳನ್ನೂ ಅವನ ಮುಂದೆ ಹಾಜರಾಗಲಿಕ್ಕಿದೆ ಎಂಬುದನ್ನೂ ನಿರಾಕರಿಸಿದವರು. ಆದುದರಿಂದ ಇವರ ಸಕಲ ಕರ್ಮಗಳೂ ವ್ಯರ್ಥವಾಗಿ ಬಿಟ್ಟುವು. ಪುನರುತ್ಥಾನದ ದಿನ ನಾವು ಅವರಿಗೆ ಏನೂ ಮಹತ್ವ ನೀಡಲಾರೆವು.
106. ಅವರು ಸತ್ಯವನ್ನು ನಿಷೇಧಿಸಿದುದಕ್ಕಾಗಿಯೂ ನನ್ನ ವಚನಗಳನ್ನು ಮತ್ತು ನನ್ನ ಸಂದೇಶವಾಹಕರನ್ನು ಅಪಹಾಸ್ಯ ಮಾಡಿದುದಕ್ಕಾಗಿಯೂ ಅವರ ಪ್ರತಿಫಲ ನರಕವಾಗಿರುತ್ತದೆ.
107. ಆದರೆ ಸತ್ಯವಿಶ್ವಾಸವಿಟ್ಟವರ ಹಾಗೂ ಸತ್ಯರ್ಮವೆಸಗಿದವರ ಆತಿಥ್ಯಕ್ಕಾಗಿ 'ಫಿರ್ದೌಸ್'ನ ಉದ್ಯಾನಗಳಿರುವುವು.
108. ಅವರು ಅದರಲ್ಲಿ ಅನಂತ ಕಾಲ ವಾಸಿಸುವರು ಮತ್ತು ಅಲ್ಲಿಂದ ಹೊರಟು ಬೇರಲ್ಲಿಯೂ ಹೋಗಲು ಅವರಂದೂ ಇಷ್ಟಪಡಲಾರರು.

وَنُفِخَ فِي الصُّورِ فَجَعَلْنَاهُمْ جَنَّاتًا ۝

وَعَرْضْنَا جَهَنَّمَ يَوْمَئِذٍ لِلْكَافِرِينَ عَرْضًا ۝

الَّذِينَ كَانَتْ أَعْيُنُهُمْ فِي غِطَاءٍ عَن ذِكْرِي وَكَانُوا لَا يَسْتَطِيعُونَ سَمْعًا ۝

أَفَحَسِبَ الَّذِينَ كَفَرُوا أَنْ يَتَّخِذُوا عِبَادِي مِنْ دُونِي أَوْلِيَاءَ إِنَّا أَعْتَدْنَا لَهُمْ لِلْكَافِرِينَ نُزُلًا ۝

قُلْ هَلْ نُنَبِّئُكُمْ بِالْأَخْسَرِينَ أَعْمَالًا ۝

الَّذِينَ ضَلَّ سَعْيُهُمْ فِي الْحَيَاةِ الدُّنْيَا وَهُمْ يُحْسَبُونَ أَنََّّهُمْ مُحْسِنُونَ صَعْمًا ۝

أُولَئِكَ الَّذِينَ كَفَرُوا بِآيَاتِ رَبِّهِمْ وَلِقَائِهِ فَحَبِطَتْ أَعْمَالُهُمْ فَلَا تُقِيمُ لَهُمْ يَوْمَ الْقِيَامَةِ وَزَنًا ۝

ذَلِكَ جَزَاءُ هُمُ جَهَنَّمَ بِمَا كَفَرُوا وَاتَّخَذُوا آيَاتِي وَرُسُلِي هُرُوفًا ۝

إِنَّ الَّذِينَ آمَنُوا وَعَمِلُوا الصَّالِحَاتِ كَانَتْ لَهُمْ جَنَّاتُ الْفِرْدَوْسِ نُزُلًا ۝

خَالِدِينَ فِيهَا لَا يَبْغُونَ عَنْهَا حِوَلًا ۝

109. ಓ ಪೈಗಂಬರರೇ, ಹೇಳಿರಿ- ನನ್ನ ಪ್ರಭುವಿನ ವಚನಗಳನ್ನು ಬರೆಯಲು ಸಮುದ್ರವು ಮಸಿಯಾಗಿ ಮಾರ್ಪಟ್ಟರೂ ಅದು ಮುಗಿದು ಹೋಗುವುದು. ಆದರೆ ನನ್ನ ಪ್ರಭುವಿನ ವಚನಗಳು ಮುಗಿಯಲಾರವು. ಮಾತ್ರವಲ್ಲ ಮತ್ತೂ ಅಷ್ಟೇ ಮಸಿಯನ್ನು ನಾವು ತಂದರೂ ಅದೂ ಸಾಕಾಗದು.²⁶

قُلْ لَوْ كَانَ الْبَحْرُ مَدَادًا لَكَلِمَاتِ رَبِّي
لَنَفَعْنَا الْبَحْرُ قَبْلَ أَنْ تَنْفَعَنَا كَلِمَاتُ رَبِّي
وَلَوْ جِئْنَا بِسُلَيْمٍ مَدَدًا ۝۹

110. ಓ ಪೈಗಂಬರರೇ, ಹೇಳಿರಿ- ನಾನು ನಿಮ್ಮಂತೆಯೇ ಇರುವ ಒಬ್ಬ ಮನುಷ್ಯ. ನಿಮ್ಮ ದೇವನು ಏಕ ಮಾತ್ರ ದೇವನೆಂದು ನನ್ನ ಕಡೆಗೆ 'ದಿವ್ಯವಾಣಿ' ಮಾಡಲಾಗುತ್ತಿದೆ. ಆದುದರಿಂದ ತನ್ನ ಪ್ರಭುವಿನ ಭೇಟಿಯನ್ನು ನಿರೀಕ್ಷಿಸುವವನು ಸತ್ಕರ್ಮಗಳನ್ನೆಸಗಲಿ ಮತ್ತು ಆರಾಧನೆಯಲ್ಲಿ ತನ್ನ ಪ್ರಭುವಿನೊಂದಿಗೆ ಯಾರನ್ನೂ ಸಹಭಾಗಿಯಾಗಿ ಮಾಡದಿರಲಿ.

قُلْ إِنَّمَا أَنَا بَشَرٌ مِّثْلُكُمْ يُوحَىٰ إِلَيَّ
أَنبَأَ إِلَهُكُمْ إِلَهُ وَاحِدٌ فَمَنْ كَانَ يَرْجُوا
لِقَاءَ رَبِّهِ فَلْيَعْمَلْ عَمَلًا صَالِحًا وَلَا
يُشْرِكْ بِعِبَادَةِ رَبِّهِ أَحَدًا ۝۱۰

۝۹

26. ಅಲ್ಲಾಹನ 'ವಚನಗಳು' ಎಂದರೆ ಅವನ ಕಾರ್ಯ, ಕೌಶಲ್ಯ, ಪ್ರಕೃತಿಯ ಅದ್ಭುತ ಮತ್ತು ಯುಕ್ತಿಗಳಾಗಿವೆ.

(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಕಾಫ್-ಹಾ-ಯಾ-ಐನ್-ಸಾದ್.
2. ಇದು ನಿಮ್ಮ ಪ್ರಭು ತನ್ನ ದಾಸ ಝಕರಿಯ್ಯಾರ ಮೇಲೆ ತೋರಿದ ಕರುಣೆಯ ಪ್ರಸ್ತಾಪ.
3. ಅವರು ತಮ್ಮ ಪ್ರಭುವನ್ನು ಮೆಲುಕದನಿಯಿಂದ ಕೂಗಿ ಪ್ರಾರ್ಥಿಸುತ್ತಿದ್ದಾಗ.
4. ಅವರು ಹೀಗೆ ಭಿನ್ನವಿಸಿಕೊಂಡರು- "ಓ ನನ್ನ ಪ್ರಭೂ, ನನ್ನ ಎಲುವುಗಳು ಕೂಡಾ ದುರ್ಬಲಗೊಂಡಿವೆ. ತಲೆಯು ವೃದ್ಧಾಪ್ಯ ದಿಂದಾಗಿ ಉರಿದಿದ್ದಿದೆ. ಓ ನನ್ನ ಪ್ರಭೂ, ನಿನ್ನನ್ನು ಪ್ರಾರ್ಥಿಸಿ ನಾನೆಂದೂ ನಿರಾಶನಾಗಲಿಲ್ಲ.
5. ನಿಶ್ಚಯವಾಗಿಯೂ ನನಗೆ ನನ್ನ ಅನಂತರ ನನ್ನ ಬಂಧುಬಳಗದವರ ಕೇಡಿನ ಭಯವಿದೆ ಮತ್ತು ನನ್ನ ಪತ್ನಿ ಬಂಜಿಯಾಗಿರುತ್ತಾಳೆ. ನೀನು ನಿನ್ನ ವಿಶಿಷ್ಟ ಅನುಗ್ರಹದಿಂದ-
6. ನನ್ನ ವಾರೀಸುದಾರನೂ ಯೆಲ್ಕೂಬರ ವಂಶದ ವಾರೀಸುದಾರನೂ ಆಗತಕ್ಕ ಓರ್ವ ಉತ್ತರಾಧಿಕಾರಿಯನ್ನು ನನಗೆ ದಯಪಾಲಿಸು ಮತ್ತು ಓ ನನ್ನ ಪ್ರಭೂ, ಅವನನ್ನು ಪ್ರೀತಿ ಪಾತ್ರನಾಗಿ ಮಾಡು."
7. (ಉತ್ತರ ಹೀಗೆ ಬಂತು)"ಓ ಝಕರಿಯ್ಯಾ, ನಾವು ನಿಮಗೆ ಓರ್ವ ಬಾಲಕನ ಸುವಾರ್ತೆ ನೀಡುತ್ತೇವೆ. ಅವನ ಹೆಸರು ಯಹ್ಯಾ ಆಗಿರುವುದು. ನಾವು ಇದಕ್ಕೆ ಮುಂಚೆ ಈ ಹೆಸರಿರುವ ಯಾರನ್ನೂ ಸೃಷ್ಟಿಸಿಲ್ಲ."

بِسْمِ اللَّهِ الرَّحْمَنِ الرَّحِيمِ

لَهُمْ عَصَى

ذِكْرُ رَحْمَتِ رَبِّكَ عَبْدَهُ زَكَرِيَّا

إِذْ نَادَى رَبَّهُ نِدَاءً خَفِيًّا

قَالَ رَبِّ إِنِّي وَهَنَ الْعَظْمُ مِنِّي وَ
اشْتَعَلَ الرَّأْسُ شَيْبًا وَلَمْ أَكُنْ
بِدُعَائِكَ رَبِّ شَقِيًّا

وَإِنِّي خِفْتُ الْمَوَالِيَ مِنْ وَرَائِي وَكَانَتِ
امْرَأَتِي عَاقِرًا فَهَبْ لِي مِنْ لَدُنْكَ وَلِيًّا

يَرِثُنِي وَيَرِثْ مِنْ آلِ يَعْقُوبَ وَاجْعَلْهُ
رَبِّ رَاضِيًّا

يُزَكِّرِيَا إِنَّا نُبَشِّرُكَ بِغُلَامٍ اسْمُهُ يَحْيَى
لَمْ نَجْعَلْ لَهُ مِنْ قَبْلُ سَمِيًّا

8. ಆಗ- "ಓ ನನ್ನ ಪ್ರಭೂ ನನ್ನ ಪತ್ನಿಯು ಬಂಜೆಯಾಗಿದ್ದು ನಾನು ಅತಿ ವೃದ್ಧಾಪ್ಯದಿಂದ ಒಣಗಿ ಹೋಗಿರುವಾಗ ನನ್ನಲ್ಲಿ ಬಾಲಕ ನುಂಟಾಗುವುದು ಹೇಗೆ?" ಎಂದು ಕೇಳಿದರು.

قَالَ رَبِّ آتَى يَكُونُ لِي عُلْمٌ وَكَانَتْ
أُمْرَاتِي عَاقِرًا وَقَدْ بَلَغْتُ مِنَ
الْكِبَرِ عِتْيًا ①

9. ಆಗ (ಹೀಗೆ) ಉತ್ತರ ಸಿಕ್ಕಿತು- "ಹಾಗೆಯೇ ಆಗುವುದು.¹ ಇದು ನಮಗೊಂದು ಅತಿ ಚಿಕ್ಕ ವಿಷಯವೆಂದು ನಿಮ್ಮ ಪ್ರಭು ಹೇಳುತ್ತಾನೆ. ಇದಕ್ಕೆ ಮುಂಚೆ ನೀನು ಏನೂ ಆಗಿಲ್ಲದಿದ್ದಾಗ ನಾನು ನಿನ್ನನ್ನು ಸೃಷ್ಟಿಸಿದ್ದೆ ತಾನೆ!"

قَالَ كَذَلِكَ قَالَ رَبُّكَ هُوَ عَلَى هَدًى
وَقَدْ خَلَقْتُكَ مِنْ قَبْلُ وَلَمْ تَكُ شَيْئًا ②

10. ಆಗ ರಝಕರಿಯ್ಯಾ, "ಓ ನನ್ನ ಪ್ರಭೂ, ನನಗೊಂದು ಸಂಕೇತವನ್ನು ನಿಶ್ಚಯಿಸಿ ಕೊಡು" ಎಂದಾಗ "ನೀನು ಎಡೆಬಿಡದೆ ಮೂರು ದಿನ ಜನರೊಡನೆ ಮಾತನಾಡಲಾಗದಿರುವುದೇ ನಿನಗೆ ಸಂಕೇತ" ಎಂದು ಹೇಳಲಾಯಿತು.

قَالَ رَبِّ اجْعَلْ لِي آيَةً قَالَ آيَتُكَ
أَلَّا تُكَلِّمَ النَّاسَ ثَلَاثَ لَيَالٍ سَوِيًّا ③

11. ಆ ಪ್ರಕಾರ ಅವರು ಕೊಠಡಿಯಿಂದ ಹೊರಟು ತನ್ನ ಜನಾಂಗದ ಮುಂದೆ ಬಂದರು ಮತ್ತು ಬೆಳಗು ಬೈಗುಗಳಲ್ಲಿ ಕೀರ್ತನೆ ಮಾಡಿರೆಂದು ಅವರಿಗೆ ಸಂಜ್ಞೆಯ ಮೂಲಕ ಆದೇಶಿಸಿದರು.

فَخَرَجَ عَلَى قَوْمِهِ مِنَ الْمِحْرَابِ فَأَوْحَى
إِلَيْهِمْ أَن سَبِّحُوا بُكْرَةً وَعَشِيًّا ④

12. "ಓ ಯಹ್ಯಾ ದಿವ್ಯ ಗ್ರಂಥವನ್ನು ಬಿಗಿಹಿಡಿದುಕೊಂಡು² ನಾವು ಅವರಿಗೆ ಬಾಲ್ಯದಲ್ಲೇ ಹುಕ್ಮ್³ ಪ್ರದಾನ ಮಾಡಿದೆವು-

بِيْحَبِي خُذِ الْكِتَابَ بِقُوَّةٍ ط وَاتَّبِعْهُ
الْحُكْمَ صَبِيًّا ⑤

13. ಮತ್ತು ನಮ್ಮ ಕಡೆಯಿಂದ ಅವರಿಗೆ ಕೋಮಲ ಹೃದಯ ಹಾಗೂ ಪಾವಿತ್ರವನ್ನು ನೀಡಿದೆವು. ಅವರು ಮಹಾ ಧರ್ಮ ನಿಷ್ಠರಾಗಿದ್ದರು-

وَحَنَانًا مِّن لَّدُنَّا وَزَكَاةً وَكَانَ تَقْوًى ⑥

14. ಮತ್ತು ಮಾತಾಪಿತರಿಗೆ ವಿಧೇಯರಾಗಿದ್ದರು. ಅವರು ಉದ್ಭಟ ಹಾಗೂ ಆಜ್ಞೋಲ್ಲಂಘಕರಾಗಿರಲಿಲ್ಲ.

وَبَرًّا بِوَالِدَيْهِ وَلَمْ يَكُنْ جَبَّارًا عَصِيًّا ⑦

15. ಅವರ ಮೇಲೆ ಅವರು ಜನಿಸಿದ ದಿನವೂ ಅವರು ಮರಣ ಹೊಂದುವ ದಿನವೂ ಅವರು ಜೀವಂತಗೊಳಿಸಿ ಎಬ್ಬಿಸಲ್ಪಡುವ ದಿನವೂ ಶಾಂತಿಯಿರಲಿ.

وَسَلَّمَ عَلَيْهِ يَوْمَ وُلِدَ وَيَوْمَ يَمُوتُ
وَيَوْمَ يُبْعَثُ حَيًّا ⑧

1. ಅರ್ಥಾತ್- ನಿನ್ನ ವೃದ್ಧಾಪ್ಯ ಮತ್ತು ನಿನ್ನ ಪತ್ನಿಯ ಬಂಜೆತನದ ಹೊರತಾಗಿಯೂ ನಿನಗೆ ಗಂಡು ಮಗು ಹುಟ್ಟುವುದು.
2. ದೇವಾದೇಶದಂತೆ ಹ. ಯಹ್ಯಾ(ಅ) ಹುಟ್ಟಿದರು ಮತ್ತು ಯೌವನಕ್ಕೆ ತಲಪಿದರು ಎಂಬ ವಿವರಗಳನ್ನು ಮಧ್ಯದಲ್ಲಿ ಬಿಟ್ಟು ಬಿಡಲಾಗಿದೆ.
3. 'ಹುಕ್ಮ್' ಎಂದರೆ ನಿರ್ಧಾರ ಶಕ್ತಿ, ಸಂಶೋಧನಾ ಸಾಮರ್ಥ್ಯ, ಧರ್ಮದ ಪರಿಚ್ಛಾನ, ವ್ಯವಹಾರಗಳಿಗೆ ಸಂಬಂಧಿಸಿದಂತೆ ಸರಿಯಾದ ಅಭಿಪ್ರಾಯ ತಾಳುವ ಸಾಮರ್ಥ್ಯ ಮತ್ತು ಅಲ್ಲಾಹನ ವತಿಯಿಂದ ತೀರ್ಮಾನ ಮಾಡುವ ಅಧಿಕಾರ.

16. ಓ ಪೈಗಂಬರರೇ, ಈ ಗ್ರಂಥದಲ್ಲಿ ಮರ್ಯಮರ ವಿಷಯ ಪ್ರಸ್ತಾಪಿಸಿರಿ. ಅವರು ತನ್ನವರಿಂದ ಸರಿದು ಪೂರ್ವದಿಕ್ಕಿನಲ್ಲಿ⁴ ಏಕಾಂತ ವಾಸದಲ್ಲಿದ್ದಾಗ-

وَإِذْ كُنَّا فِي الْكِتَابِ مِرْيَمَ إِذِ انْتَبَذَتْ
مِنْ أَهْلِهَا مَكَانًا شَرْقِيًّا ۝١٦

17. ಹಾಗೂ ತೆರೆಯನ್ನಿಳಿಸಿ ಅವರಿಂದ ಮರೆಯಾಗಿ ಕುಳಿತಿದ್ದ⁵ ಸ್ಥಿತಿಯಲ್ಲಿ ನಾವು ಅವರ ಬಳಿಗೆ ನಮ್ಮ ದೇವಚರನನ್ನು ಕಳುಹಿಸಿ ದೆವು. ಅವನು ಅವರ ಮುಂದೆ ಓರ್ವ ಪೂರ್ಣ ಮನುಷ್ಯ ರೂಪದಲ್ಲಿ ಪ್ರತ್ಯಕ್ಷನಾದನು.

فَاتَّخَذَتْ مِنْ دُونِهِمْ حِجَابًا فَأَرْسَلْنَا
إِلَيْهَا رُوحَنَا فَتَمَثَّلَ لَهَا بَشَرًا سَوِيًّا ۝١٧

18. ಮರ್ಯಮ್- ಥಟ್ಟನೆ, "ನೀನೊಬ್ಬ ದೇವಭಯವುಳ್ಳವನಾಗಿದ್ದರೆ ನಾನು ನಿನ್ನಿಂದ ದಯಾಮಯನಾದ ದೇವನ ಅಭಯ ಯಾಚಿಸು ತ್ತೇನೆ" ಎಂದರು.

قَالَتْ إِنِّي أَعُوذُ بِالرَّحْمَنِ مِنْكَ إِنْ
كُنْتَ تَقِيًّا ۝١٨

19. ಆಗ ಅವನು, "ನಾನು ನಿಮ್ಮ ಪ್ರಭುವಿನ ದೂತನಾಗಿರುತ್ತೇನೆ ಮತ್ತು ನಿಮಗೆ ಓರ್ವ ಪವಿತ್ರ ಬಾಲಕನನ್ನು ಕೊಡಲಿಕ್ಕಾಗಿ ಬಂದಿರುತ್ತೇನೆ" ಎಂದನು.

قَالَ إِنَّمَا أَنَا رَسُولُ رَبِّكِ لِأَهَبَ
لِكَ غُلَامًا زَكِيًّا ۝١٩

20. ಆಗ ಮರ್ಯಮ್, "ನನ್ನನ್ನು ಪುರುಷನಾರೂ ಮುಟ್ಟದೆ ಇರುವಾಗ ನನ್ನಲ್ಲಿ ಬಾಲಕನಾಗುವುದು ಹೇಗೆ? ಮತ್ತು ನಾನೇನೂ ದುರಾಚಾರಿ ಸ್ತ್ರೀಯಲ್ಲ" ಎಂದರು.

قَالَتْ أَنَّى يَكُونُ لِي غُلَامٌ وَلَمْ يَمْسَسْنِي
بَشَرٌ وَلَمْ أَكُ بَغِيًّا ۝٢٠

21. ಆಗ ದೇವಚರರು, "ಹಾಗೆಯೇ ಆಗುವುದು ಇದು ನನಗೆ ಬಹಳ ಸುಲಭವಾದುದೆಂದೂ ಆ ಬಾಲಕನನ್ನು ಜನರಿಗೆ ಒಂದು ನಿದರ್ಶನ ವನ್ನಾಗಿ⁶ ಮತ್ತು ನಮ್ಮ ಕಡೆಯಿಂದ ಒಂದು ಕರುಣೆಯನ್ನಾಗಿ ಮಾಡಲಿಕ್ಕೋಸ್ಕರ ನಾವು ಹಾಗೆ ಮಾಡುವೆವೆಂದೂ ನಿನ್ನ ಪ್ರಭು ಹೇಳುತ್ತಾನೆ. ಈ ಕಾರ್ಯ ಆಗಿಯೇ ತೀರಬೇಕಾಗಿದೆ" ಎಂದನು.

قَالَ كَذَلِكَ قَالَ رَبُّكِ هُوَ عَلَى هَيْئٍ
وَلِنَجْعَلَكُ آيَةً لِلنَّاسِ وَرَحْمَةً مِنَّا
وَكَانَ أَمْرًا مَقْضِيًّا ۝٢١

22. ಮರ್ಯಮರಿಗೆ ಆ ಮಗುವಿನ ಗರ್ಭ ಉಂಟಾಯಿತು ಮತ್ತು ಅವರು ಆ ಗರ್ಭ ಸಹಿತ ದೂರದ ಒಂದು ಸ್ಥಳಕ್ಕೆ ಹೋದರು.

فَحَمَلَتْهُ فَانْتَبَذَتْ بِهِ مَكَانًا قَصِيًّا ۝٢٢

23. ತರುವಾಯ ಪ್ರಸವ ವೇದನೆಯು ಅವರನ್ನು ಒಂದು ಖಜೂರದ

فَأَجَاءَهَا الْمَخاضُ إِلَى جَنْبِ النَّخْلَةِ ۝٢٣

4. ಅರ್ಥಾತ್- ಬೈತುಲ್ ಮುಕದ್ದಿಸ್ ಪಶ್ಚಿಮ ಭಾಗದಲ್ಲಿ.

5. ಅರ್ಥಾತ್- ಇಲಾಹಿಕ್ಯಾಫ್‌ನಲ್ಲಿ ಕುಳಿತಿದ್ದರು.

6. ಅರ್ಥಾತ್- ಪುರುಷನ ಸ್ವರ್ಶವಿಲ್ಲದೆಯೇ ನಿನಗೆ ಮಗು ಹುಟ್ಟುವುದು.

7. ಅರ್ಥಾತ್- ನಾವು ಆ ಮಗುವನ್ನು ಜೀವಂತ ಪವಾಡವಾಗಿ ಮಾಡಬಯಸುತ್ತೇವೆ.

- ಮರದಡೆಗೆ ತಲುಪಿಸಿತು. ಅವರು, "ಅಕಟ ನಾನು ಇದಕ್ಕಿಂತ ಮುಂಚೆ ಸತ್ತು ಹೋಗಿದ್ದರೆ! ಮತ್ತು ಹೇಳ ಹೆಸರಿಲ್ಲದಂತೆ ಅಳಿದು ಹೋಗಿದ್ದರೆ (ಚೆನ್ನಾಗಿತ್ತು)" ಎನ್ನತೊಡಗಿದರು.⁸
24. ದೇವಚರನು ಕಾಲಬಳಿಯಿಂದ ಅವರನ್ನು ಕೂಗಿ ಇಂತೆಂದನು- "ಮರುಗಬೇಡಿರಿ ನಿಮ್ಮ ಪ್ರಭು ನಿಮ್ಮ ತಳಭಾಗದಲ್ಲೊಂದು ಚಿಲುಮೆಯನ್ನು ಹರಿಸಿ ಬಿಟ್ಟಿದ್ದಾನೆ.
25. ಮತ್ತು ನೀವು ಆ ಮರದ ಕಾಂಡವನ್ನು ಹಿಡಿದು ಅಲುಗಾಡಿಸಿರಿ. ನಿಮ್ಮ ಮೇಲೆ ಹಸನಾದ ಖಜೂರದ ಹಣ್ಣುಗಳು ಉದುರಿ ಬೀಳುವುವು.
26. ಈ ರೀತಿಯಲ್ಲಿ ನೀವು ತಿಂದು, ಕುಡಿದು ಕಣ್ಣುಗಳನ್ನು ತಣಿಸಿರಿ. ನೀವು ಮಾನವರಾರನ್ನಾದರೂ ಕಂಡರೆ -"ನಾನು ಕರುಣಾನಿಧಿ (ಅಲ್ಲಾಹ್)ಗಾಗಿ ಉಪವಾಸ ವ್ರತದ ಹರಕೆ ಹೊತ್ತಿರುವುದರಿಂದ ಇಂದು ಯಾರೊಡನೆಯೂ ಮಾತನಾಡಲಾರನೆಂದು- ಹೇಳಿಬಿಡಿರಿ.
27. ಅನಂತರ ಅವರು ಆ ಮಗುವನ್ನೆತ್ತಿಕೊಂಡು ತನ್ನ ಜನಾಂಗದ ಬಳಿಗೆ ಹೋದರು. ಜನರು, "ಓ ಮರ್ಯಮ್! ನೀನು ಘೋರ ಪಾತಕವನ್ನೆಸಗಿ ಬಿಟ್ಟೆ.
28. ಓ ಹಾರೂನನ ಸಹೋದರಿ!" ನಿನ್ನ ತಂದೆ ಕೆಟ್ಟವನಾಗಿರಲಿಲ್ಲ. ನಿನ್ನ ತಾಯಿಯೂ ದುಶ್ರೀಲೆಯಾಗಿರಲಿಲ್ಲ" ಎನ್ನತೊಡಗಿದರು.
29. ಆಗ ಮರ್ಯಮ್, ಮಗುವಿನ ಕಡೆಗೆ ಇಷಾರೆ ಮಾಡಿದರು. ಆಗ ಜನರು, "ಇದು ತೊಟ್ಟಿಲಲ್ಲಿ ಬಿದ್ದಿರುವಂತಹ ಒಂದು ಶಿಶು, ಇದರೊಡನೆ ನಾವೇನು ಮಾತನಾಡಬಹುದು?" ಎಂದರು.
30. ಮಗು (ಹೀಗೆ) ಮಾತನಾಡತೊಡಗಿತು: "ನಾನು ಅಲ್ಲಾಹನ
- قَالَتْ يَلَيَّتَنِي مِتُّ قَبْلَ هَذَا وَكُنْتُ
نَسِيًّا مَّسِيًّا ﴿١٣﴾
- فَنَادَاهَا مِنْ تَحْتِهَا أَلَّا تَحْزَنِي قَدْ
جَعَلَ رَبُّكِ تَحْتَكِ سَرِيًّا ﴿١٤﴾
- وَهُزِّي إِلَيْكِ بِجِذْعِ النَّخْلَةِ تُسْقِطُ
عَلَيْكِ رُطَبًا جَنِيًّا ﴿١٥﴾
- فَكُلِي وَاشْرَبِي وَرَاقِي عَيْنًا قَامًا
تَرِينَ مِنَ الْبَشَرِ أَحَدًا فَقُوِي إِلَيَّ
نَذَرْتُ لِلرَّحْمَنِ صَوْمًا فَلَنْ أُكَلِّمَ
الْيَوْمَ إِنْسِيًّا ﴿١٦﴾
- فَأَتَتْ بِهِ قَوْمَهَا تَحْمِيْلُهُ قَالُوا يَا
مَرْيَمُ لَقَدْ جِئْتِ شَيْئًا فَرِيًّا ﴿١٧﴾
- يَا أُخْتُ هُرُوْنَمَا كَانَ أَبُوْكَ اِمْرًا
سَوِيًّا وَمَا كَانَتْ اُمُّكَ بَغِيًّا ﴿١٨﴾
- فَاَسْرَأَتْ اِلَيْهِ قَالُوا كَيْفَ نُكَلِّمُ
مَنْ كَانَ فِي الْمَهْدِ صَبِيًّا ﴿١٩﴾
- قَالَ اِنِّي عَبْدُ اللّٰهِ اُنزِلْنِي اِلَى الْكُتُبِ

8. ಈ ಮಾತಿನ ಹಿನ್ನೆಲೆಯನ್ನು ಗಮನಿಸಿದಾಗ ಇದನ್ನು ಹ. ಮರ್ಯಮ್(ಅ) ಹರಿಗೆ ಬೇನೆಯಿಂದಾಗಿ ಹೇಳಿರಲಿಲ್ಲವೆಂದು ತಿಳಿಯುತ್ತದೆ. ತಂದೆಯಿಲ್ಲದೆ ಹುಟ್ಟಿದ ಈ ಮಗುವನ್ನು ನಾನು ಎಲ್ಲಿಗೆ ಕೊಂಡೊಯ್ಯಲಿ ಎಂಬ ವ್ಯಥೆಯಿಂದ ಅವರು ಇದನ್ನು ಹೇಳಿದ್ದರು. ಆದ್ದರಿಂದಲೇ ಗರ್ಭವತಿಯಾಗಿದ್ದಾಗ ಅವರು ಒಬ್ಬಂಟಿಯಾಗಿ ದೂರದ ಪ್ರದೇಶಕ್ಕೆ ಹೋಗಿ ಬಿಟ್ಟಿದ್ದರು. ಇಷ್ಟಾಗಿ ಅವರ ತಾಯಿ ಮತ್ತು ಕುಟುಂಬಸ್ಥರು ಊರಿನಲ್ಲೇ ವಾಸವಾಗಿದ್ದರು.

9. ಅರ್ಥಾತ್- ಹಾರೂನರ ಸಂತತಿಯ ಪುತ್ರಿಯೇ! ಅರಬಿ ನಾಣ್ಯಡಿಯಲ್ಲಿ ಯಾವುದಾದರೂ ಗೋತ್ರಕ್ಕೆ ಸೇರಿದ ವ್ಯಕ್ತಿಯನ್ನು ಆ ಗೋತ್ರದ ಸಹೋದರ ಎನ್ನಲಾಗುತ್ತದೆ. ಅವರ ಜನಾಂಗದ ವ್ಯಕ್ತಿಗಳು ಹೀಗೆ ಹೇಳುವುದರ ಅರ್ಥ, "ನಮ್ಮ ಅತ್ಯಂತ ಶ್ರೇಷ್ಠವಾದ ಧಾರ್ಮಿಕ ಹಿನ್ನೆಲೆಯುಳ್ಳ ಮನೆತನದ ಮಹಿಳೆಯೇ! ನೀನು ಇದಂತಹ ಕೆಲಸ ಮಾಡಿದೆ?" ಎಂದಾಗಿತ್ತು.

<p>ದಾಸ¹⁰ ಅವನು ನನಗೆ ಗ್ರಂಥ ನೀಡಿದನು. ಪ್ರವಾದಿಯನ್ನಾಗಿ ಮಾಡಿದನು-</p>	<p>وَجَعَلَنِي نَبِيًّا ۝</p>
<p>31. ಮತ್ತು ನನ್ನನ್ನು ನಾನೆಲ್ಲಿದ್ದರೂ ಅನುಗ್ರಹಿತನಾಗಿರುವಂತೆ ಮಾಡಿದನು ಮತ್ತು ನನ್ನ ಬಾಳಿನುದ್ದಕ್ಕೂ ನಮಾಝ್ ಮತ್ತು ಝಕಾತ್ ಪಾಲಿಸುತ್ತಿರಲು ಆಜ್ಞೆಯಿತ್ತನು.</p>	<p>وَجَعَلَنِي مُبْرَكًا آيِنَ مَا كُنْتُ مَ ۝ أَوْصِنِي بِالصَّلَاةِ وَالزَّكَاةِ مَا دُمْتُ حَيًّا ۝</p>
<p>32. ನನ್ನನ್ನು ನನ್ನ ಮಾತೆಯ ಋಣ ಸಂದಾಯ ಮಾಡುವವನಾಗಿಸಿದನು¹¹ ಮತ್ತು ನನ್ನನ್ನು ಅಹಂಕಾರಿಯನ್ನಾಗಿಯೂ ದುಷ್ಟ ನನ್ನಾಗಿಯೂ ಮಾಡಿರುವುದಿಲ್ಲ.</p>	<p>وَبَرًّا بِوَالِدَاتِي ۖ وَ لَمْ يَجْعَلْنِي جَبْرًا ۖ أَسْفِيًّا ۝</p>
<p>33. ನಾನು ಜನಿಸಿದಾಗಲೂ ಸಾಯುವಾಗಲೂ ಜೀವಂತಗೊಳಿಸಿ ಎಬ್ಬಿಸಲ್ಪಡುವಾಗಲೂ ನನ್ನ ಮೇಲೆ ಶಾಂತಿ ಇದೆ."¹²</p>	<p>وَالسَّلَامُ عَلَيَّ يَوْمَ وُلِدْتُ ۖ وَيَوْمَ أَمُوتُ ۖ وَيَوْمَ أُبْعَثُ حَيًّا ۝</p>
<p>34. ಇವರೇ ಮರ್ಯಮರ ಪುತ್ರ ಈಸಾ. ಇವರ ಬಗ್ಗೆ ಜನರು ಸಂಶಯ ಪಡುತ್ತಿರುವುದರ ಸತ್ಯಾಂಶವಿದು.</p>	<p>ذٰلِكَ عِيسَى ابْنُ مَرْيَمَ ۗ قَوْلَ الْحَقِّ الَّذِي فِيهِ يَمْتَرُونَ ۝</p>
<p>35. ಯಾರನ್ನಾದರೂ ಮಗನಾಗಿ ಮಾಡಿಕೊಳ್ಳುವುದು ಅಲ್ಲಾಹನಿಗೆ ಭೂಷಣವಲ್ಲ. ಅವನು ಪರಿಶುದ್ಧನು. ಅವನು, ಏನಾದರೂ ಆಗಬೇಕೆಂದು ತೀರ್ಮಾನಿಸಿದರೆ 'ಆಗು' ಎಂದು ಬಿಡುತ್ತಾನೆ ಮತ್ತು ಅದು ಆಗಿಬಿಡುತ್ತದೆ.¹³</p>	<p>مَا كَانَ لِلّٰهِ أَنْ يَتَّخِذَ مِنْ وَّلَدٍ سُبْحٰنَ ۝ اِذَا قَضَىٰ اٰمْرًا ۖ فَاِنَّمَا يَقُوْلُ لَهُ كُنْ فَيَكُوْنُ ۝</p>
<p>36. (ಈಸಾ ಹೀಗೆ ಹೇಳಿದ್ದರು): "ನಿಶ್ಚಯವಾಗಿಯೂ ಅಲ್ಲಾಹನು ನನ್ನ</p>	<p>وَ اِنَّ اللّٰهَ سَرِيْرٌ ۙ وَ رَءِیْفٌ ۙ فَاعْبُدُوْهُ ۝</p>

10. ಇದಕ್ಕೆ ಮೊದಲು 21ನೆಯ ಸೂಕ್ತದಲ್ಲಿ ಪ್ರಸ್ತಾಪಿಸಲಾಗಿರುವ 'ನಿದರ್ಶನ' ಇದುವೇ ಆಗಿತ್ತು. ತೊಟ್ಟಿಲಲ್ಲಿ ಬಿದ್ದುಕೊಂಡಿದ್ದ ನವಜಾತ ಶಿಶು ಮಾತನಾಡಲಾರಂಭಿಸಿತು. ಅದರಿಂದ ಅದೊಂದು ಪಾಪದ ಪರಿಣಾಮವಲ್ಲ ಬದಲಾಗಿ ಅಲ್ಲಾಹನು ತೋರಿಸಿರುವ ಪವಾಡವಾಗಿದೆ ಎಂಬ ವಿಷಯ ಎಲ್ಲರಿಗೂ ಸ್ಪಷ್ಟವಾಯಿತು. ಆಲಿ ಇಮ್ರಾನ್ ಅಧ್ಯಾಯದ ಸೂಕ್ತ 46 ಮತ್ತು ಅಲ್ ಮಾಇದಃ ಅಧ್ಯಾಯದ ಸೂಕ್ತ 110ರಲ್ಲಿಯೂ ಹ. ಈಸಾ(ಅ) ತೊಟ್ಟಿಲಲ್ಲೇ ಮಾತನಾಡಿದರೆಂದು ಹೇಳಲಾಗಿದೆ.
11. ಇಲ್ಲಿ ತಂದೆ-ತಾಯಿಗಳ ಬಾಧ್ಯತೆಯನ್ನು ಈಡೇರಿಸುವವನು ಎನ್ನುವ ಬದಲು ತಾಯಿಯ ಬಾಧ್ಯತೆಯನ್ನು ಈಡೇರಿಸುವವನು ಎನ್ನಲಾಗಿದೆ. ಈಸಾರಿಗೆ(ಅ) ತಂದೆ ಇರಲಿಲ್ಲ ಎಂಬುದಕ್ಕೆ ಇದೊ ಒಂದು ಆಧಾರವಾಗಿದೆ. ಕುರ್ಆನಿನಲ್ಲಿ ಎಲ್ಲೆಡೆ ಅವರನ್ನು 'ಈಸಾ ಬಿನ್ ಮರ್ಯಮ್' ಎಂದು ಕರೆಯಲಾಗಿರುವುದೂ ಇದಕ್ಕಿರುವ ಒಂದು ಸ್ಪಷ್ಟ ಸಾಕ್ಷ್ಯವಾಗಿದೆ.
12. ಈ ದೃಷ್ಟಾಂತವನ್ನು ತೋರಿಸುವ ಮೂಲಕ ಅಲ್ಲಾಹನು ಆಗಲೇ ಬನೀಇಸ್ರಾಅೀಲರ ಮುಂದೆ ತನ್ನ ಹೊಣೆಯನ್ನು ಪೂರ್ತಿಗೊಳಿಸಿದ್ದನು. ಯಾವನಾವಸ್ಥೆಗೆ ತಲಪಿದ ನಂತರ ಹ. ಈಸಾ(ಅ) ಪ್ರವಾದಿತ್ವದ ಕೆಲಸ ಆರಂಭಿಸಿದಾಗ ಅವರ ಜನಾಂಗದವರು ಅವರನ್ನು ನಿರಾಕರಿಸಿದರು. ಮಾತ್ರವಲ್ಲ ಅವರಿಗೆ ಜೀವ ಬೆದರಿಕೆಯೊಡ್ಡಿದರು. ಅವರ ಮಾತೆಯ ಮೇಲೆ ವ್ಯಭಿಚಾರದ ಆರೋಪ ಹೊರಿಸಲೂ ಅವರು ಹೇಸಲಿಲ್ಲ. ಆದ್ದರಿಂದಲೇ ಅಲ್ಲಾಹನು ಯಾವ ಜನಾಂಗಕ್ಕೂ ನೀಡದೇ ಇದ್ದಂತಹ ಶಿಕ್ಷೆಯನ್ನು ಅವರಿಗೆ ನೀಡಿದನು.
13. ಇದು ಕ್ರೈಸ್ತರ ಮಟ್ಟಿಗೆ ಅಲ್ಲಾಹನು ತನ್ನ ಹೊಣೆಯನ್ನು ಪೂರ್ತಿಗೊಳಿಸಿರುವುದಾಗಿದೆ. ಪವಾಡ ಸದೃಶವಾಗಿ ಹುಟ್ಟುವುದು ಅವರನ್ನು ದೇವಪುತ್ರ (ಶಾಂತಂ ಪಾಪಂ) ಎಂದು ಭಾವಿಸಲು ಆಧಾರವಲ್ಲ.

ಪ್ರಭುವೂ ನಿಮ್ಮ ಪ್ರಭುವೂ ಆಗಿರುತ್ತಾನೆ. ಆದುದರಿಂದ ನೀವು ಅವನ ದಾಸ್ಯ-ಆರಾಧನೆಯನ್ನೇ ಮಾಡಿರಿ. ಇದುವೇ ನೇರ ಮಾರ್ಗ."

هَذَا صِرَاطٌ مُسْتَقِيمٌ ﴿٣٧﴾

37. ಆದರೆ ಆ ಬಳಿಕ ವಿವಿಧ ಪಂಗಡಗಳು ಪರಸ್ಪರ ಭಿನ್ನಾಭಿಪ್ರಾಯ ತಾಳಲಾರಂಭಿಸಿದುವು. ಆದುದರಿಂದ ಸತ್ಯನಿಷೇಧಿಗಳಿಗೆ ಅವರು ಕಾಣಲಿರುವ ಒಂದು ಮಹಾದಿನವು ವಿನಾಶ ಕಾಲವಾಗಿರುವುದು.

فَاخْتَلَفَ الْأَحْزَابُ مِنْ بَيْنِهِمْ قَوِيلٌ
لِلَّذِينَ كَفَرُوا مِنْ مَّشْهَدٍ يَوْمٍ عَظِيمٍ ﴿٣٨﴾

38. ಅವರು ನಮ್ಮ ಮುಂದೆ ಹಾಜರಾಗುವಂದು ಅವರ ಕಿವಿಗಳೂ ಚೆನ್ನಾಗಿ ಆಲಿಸುತ್ತಿರುವವು ಮತ್ತು ಅವರ ಕಣ್ಣುಗಳೂ ಚೆನ್ನಾಗಿ ನೋಡುತ್ತಿರುವವು. ಆದರೆ ಇಂದು ಈ ಅಕ್ರಮಿಗಳು ಸುವ್ಯಕ್ತ ಪಥಭ್ರಷ್ಟತೆಯಲ್ಲಿ ಬಿದ್ದಿರುತ್ತಾರೆ.

أَسْمِعْ بِهِمْ وَأَبْصُرْ لَا يَأْتُونََنَا لَكِنِ
الظَّالِمُونَ الْيَوْمَ فِي صَلِّ مُسِينٍ ﴿٣٩﴾

39. ಓ ಪೈಗಂಬರರೇ, ಇವರು ಅಲಕ್ಷ್ಯರಾಗಿರುವ ಹಾಗೂ ವಿಶ್ವಾಸವಿರಿಸದಿರುವ ಈ ಸ್ಥಿತಿಯಲ್ಲಿ ತೀರ್ಪು ನೀಡಲಾಗುವ ಹಾಗೂ ವಿಷಾದಿಸುವ ಹೊರತು ಯಾವ ಅನ್ಯ ಮಾರ್ಗವೂ ಕಾಣದಿರುವಂತಹ ಆ ದಿನದ ಬಗ್ಗೆ ಇವರನ್ನು ಎಚ್ಚರಿಸಿರಿ.

وَ أَنْذِرْهُمْ يَوْمَ الْحَسْرَةِ إِذْ قُضِيَ
الْأَمْرُ وَهُمْ فِي غَفْلَةٍ وَهُمْ لَا يُؤْمِنُونَ ﴿٤٠﴾

40. ಕಟ್ಟಕಡೆಗೆ ಈ ಭೂಮಿ ಹಾಗೂ ಇದರಲ್ಲಿರುವ ಸಕಲ ವಸ್ತುಗಳ ಉತ್ತರಾಧಿಕಾರಿಗಳು ನಾವೇ ಆಗಿರುವವು ಮತ್ತು ಎಲ್ಲರೂ ನಮ್ಮ ಕಡೆಗೇ ಮರಳಿಸಲ್ಪಡುವರು.

إِنَّا نَحْنُ نَرِثُ الْأَرْضَ وَمَنْ عَلَيْهَا
وَإِلَيْنَا يُرْجَعُونَ ﴿٤١﴾

41. ಈ ಗ್ರಂಥದಲ್ಲಿ ಇಬ್ನಾಹೀಮರ ಬಗ್ಗೆ ಪ್ರಸ್ತಾಪಿಸಿರಿ. ನಿಶ್ಚಯವಾಗಿಯೂ ಅವರೊಬ್ಬ ಸತ್ಯ ಸಂಧರೂ ಪ್ರವಾದಿಯೂ ಆಗಿದ್ದರು.

وَإِذْ كُنَّا فِي الْكِتَابِ إِبْرَاهِيمَ
إِنَّهُ كَانَ صِدِّيقًا نَبِيًّا ﴿٤٢﴾

42. ಅವರು ತಮ್ಮ ತಂದೆಯೊಡನೆ, "ಅಪ್ಪಾ, ಆಲಿಸಲಾಗದ, ನೋಡಲಾಗದ ಮತ್ತು ತಮ್ಮ ಯಾವ ಕೆಲಸಕ್ಕೂ ಬಾರದ ವಸ್ತುಗಳನ್ನು ತಾವೇಕೆ ಆರಾಧಿಸುತ್ತೀರಿ?"

إِذْ قَالَ لِأَبِيهِ يَا أَبَتِ لِمَ تَعْبُدُ مَا لَا
يَسْمَعُ وَلَا يُبْصِرُ وَلَا يُغْنِي عَنْكَ شَيْئًا ﴿٤٣﴾

43. ಅಪ್ಪಾ, ತಮಗೆ ಬಂದಿರದ ಜ್ಞಾನವೊಂದು ನನಗೆ ಬಂದಿವೆ. ತಾವು ನನ್ನನ್ನು ಅನುಸರಿಸಿರಿ. ನಾನು ತಮಗೆ ನೇರ ಮಾರ್ಗವನ್ನು ತೋರಿಸುವೆನು.

يَا أَبَتِ إِنِّي قَدْ جَاءَنِي مِنَ الْعِلْمِ مَا لَمْ
يَأْتِكَ فَاتَّبِعْنِي أَهْدِكَ صِرَاطًا سَوِيًّا ﴿٤٤﴾

44. ಅಪ್ಪಾ, ತಾವು ಶೈತಾನನ ದಾಸ್ಯ-ಆರಾಧನೆ ಮಾಡಬೇಡಿರಿ. ಶೈತಾನನು ರಹ್ಮಾನನ (ಕರುಣಾ ನಿಧಿಯ) ಆಚ್ಛೋಲ್ಲಂಘಕನು.

يَا أَبَتِ لَا تَعْبُدِ الشَّيْطَانَ إِنَّ الشَّيْطَانَ
كَانَ لِلرَّحْمَنِ عَصِيًّا ﴿٤٥﴾

45. ಅಪ್ಪಾ, ತಾವು ರಹ್ಮಾನನ ಶಿಕ್ಷೆಗೆ ಗುರಿಯಾಗಿ ಬಿಡುವಿರಿ ಹಾಗೂ ಶೈತಾನನ ಸಂಗಾತಿಯಾಗಿ ಬಿಡುವಿರಿ ಎಂಬ ಭಯ ನನಗಿದೆ" ಎಂದು ಹೇಳಿದರು.

يَا بَتِّ اِنِّي اَخَافُ اَنْ يَمَسَّكَ عَذَابُ
مِنَ الرَّحْمٰنِ فَتَكُوْنَ لِلشَّيْطٰنِ وَلِيًّا ۝

46. (ಈ ಸಂದರ್ಭವನ್ನೂ ಇವರಿಗೆ ನೆನಪಿಸಿರಿ) ಆಗ ತಂದೆಯು, "ಇಬ್ನುರಾಹೀಮ್, ನೀನೇನು ನನ್ನ ಆರಾಧ್ಯರಿಂದ ವಿಮುಖನಾದೆಯಾ? ನೀನು (ಈ ನೀತಿಯನ್ನು) ಕೈ ಬಿಡದಿದ್ದರೆ ನಾನು ನಿನ್ನನ್ನು ಕಲ್ಲೆಸೆದು ಕೊಂದು ಹಾಕುವೆನು. ನೀನು ನನ್ನಿಂದ ಶಾಶ್ವತವಾಗಿ ತೊಲಗಿಬಿಡು" ಎಂದನು.

قَالَ اَرَاغِبُ اَنْتَ عَنِ الْاِهْتِي يَا بُرْهِيْمُ
لِيْنِ لَمْ تَنْتَهَ لِاَرْجْسِكَ وَاَهْجُرْنِي مَلِيًّا ۝

47. ಆಗ ಇಬ್ನುರಾಹೀಮರು, "ತಮಗೆ ಸಲಾಮ್, ತಮ್ಮನ್ನು ಕ್ಷಮಿಸಿ ಲಿಕ್ಕಾಗಿ ನಾನು ನನ್ನ ಪ್ರಭುವಿನೊಡನೆ ಪ್ರಾರ್ಥಿಸುವೆನು. ನನ್ನ ಪ್ರಭು ನನ್ನ ಮೇಲೆ ಅತ್ಯಧಿಕ ಕೃಪೆಯುಳ್ಳವನು.

قَالَ سَلِّمْ عَلَيْكَ سَاَسْتَغْفِرُكَ رَبِّي
اِنَّهُ كَانَ بِي حَفِيًّا ۝

48. ನಾನು ತಮ್ಮನ್ನೂ ತಾವೆಲ್ಲರೂ ಅಲ್ಲಾಹನನ್ನು ಬಿಟ್ಟು ಕೂಗಿ ಪ್ರಾರ್ಥಿಸುತ್ತಿರುವವುಗಳನ್ನೂ ಬಿಟ್ಟುಗಲಿ ಹೋಗುತ್ತೇನೆ. ನಾನಂತೂ ನನ್ನ ಪ್ರಭುವನ್ನು ಮಾತ್ರ ಪ್ರಾರ್ಥಿಸುವೆನು. ನಾನು ನನ್ನ ಪ್ರಭುವನ್ನು ಪ್ರಾರ್ಥಿಸಿ ನಿರಾಶನಾಗಲಾರೆ ಎಂದು ನನಗೆ ಭರವಸೆಯಿದೆ" ಎಂದರು.

وَاَعْتَزِلْكُمْ وَمَا تَدْعُوْنَ مِنْ دُوْنِ اللّٰهِ
وَادْعُوا رَبِّي ۝ عَسَىٰ اَلَّا اَكُوْنَ بِدُعَاۗءِ
رَبِّي شَاقِيًّا ۝

49. ಆ ಪ್ರಕಾರ ಅವರು (ಇಬ್ನುರಾಹೀಮರು) ಅವರನ್ನೂ ಅವರ ದೇವೇತರ ಆರಾಧ್ಯರನ್ನೂ ಬಿಟ್ಟುಗಲಿದಾಗ ನಾವು ಅವರಿಗೆ ಇಸ್ಹಾಕ್ ಮತ್ತು ಯಾಕೂಬರಂತಹ ಸಂತತಿಯನ್ನು ಪ್ರದಾನ ಮಾಡಿದೆವು ಮತ್ತು ಪ್ರತಿಯೊಬ್ಬನನ್ನೂ ಪ್ರವಾದಿಯನ್ನಾಗಿ ಮಾಡಿದೆವು.

فَلَمَّا اَعْتَزَلْتُمْ وَمَا يَعْبُدُوْنَ مِنْ دُوْنِ
اللّٰهِ وَهَبْنَا لَهُ اِسْحٰقَ وَيَعْقُوْبَ ۝ وَكُلًّا
جَعَلْنَا نَبِيًّا ۝

50. ಅವರಿಗೆ ನಮ್ಮ ಕರುಣೆಯನ್ನೂ ಪ್ರದಾನ ಮಾಡಿದೆವು ಮತ್ತು ನಿಜವಾದ ಖ್ಯಾತಿಯನ್ನು ನೀಡಿದೆವು.

وَوَهَبْنَا لَهُمْ مِنْ رَحْمَتِنَا وَجَعَلْنَا لَهُمْ
لِسَانَ صِدْقٍ عَلِيًّا ۝

51. ಈ ಗ್ರಂಥದಲ್ಲಿ ಮೂಸಾರ ಕುರಿತು ಪ್ರಸ್ತಾಪಿಸಿರಿ. ಅವರೊಬ್ಬ ಆಯ್ದು ವ್ಯಕ್ತಿಯಾಗಿದ್ದರು ಮತ್ತು ರಸೂಲ್ (ಸಂದೇಶವಾಹಕ) ಹಾಗೂ ನಬೀ¹⁴ (ಪ್ರವಾದಿ) ಆಗಿದ್ದರು.

وَادْكُرْ فِي الْكِتٰبِ مُوْسٰى ۝ اِنَّهٗ كَانَ
مُخْلِصًا ۝ كَانَ رَسُوْلًا نَّبِيًّا ۝

14. 'ರಸೂಲ್' ಎಂದರೆ ಸಂದೇಶವಾಹಕ, ಕಳುಹಿಸಲ್ಪಟ್ಟವ. 'ನಬೀ' ಎಂಬ ಪದದ ಬಗ್ಗೆ ನಿಘಂಟುಕಾರರಲ್ಲಿ ಭಿನ್ನಾಭಿಪ್ರಾಯವಿದೆ. ಕೆಲವರ ಪ್ರಕಾರ 'ನಬೀ' ಎಂದರೆ ಸುದ್ದಿ ತಲಪಿಸುವವನು. ಇನ್ನು ಕೆಲವರ ಪ್ರಕಾರ 'ನಬೀ' ಎಂದರೆ 'ಉನ್ನತ ಪದವಿ' ಮತ್ತು 'ಉಚ್ಚಸ್ಥಾನದಲ್ಲಿರುವವನು.' ಆದ್ದರಿಂದ ಯಾರನ್ನಾದರೂ 'ರಸೂಲ್-ನಬೀ' ಎಂದು ಹೇಳಿದರೆ ಅದರ ಅರ್ಥ 'ಉನ್ನತ ಸ್ಥಾನದಲ್ಲಿರುವ ಸಂದೇಶವಾಹಕ' ಅಥವಾ

52. ನಾವು ಅವರನ್ನು 'ತೂರ್' (ಪರ್ವತದ) ಬಲಗಡೆಯಿಂದ ಕರೆದೆವು. ರಹಸ್ಯ ಸಂಭಾಷಣೆಯ ಮೂಲಕ ಅವರಿಗೆ ಸಾಮೀಪ್ಯ ಪ್ರದಾನ ಮಾಡಿದೆವು.

وَنَادَيْنَاهُ مِنْ جَانِبِ الطُّورِ الْأَيْمَنِ
وَوَكَّرْنَا عَنْهُ وَجْهًا ۝

53. ಮತ್ತು ನಮ್ಮ ಕೃಪೆಯಿಂದ ಅವರ ಸಹೋದರ ಹಾರೂನರನ್ನು ಪ್ರವಾದಿಯಾಗಿ ಮಾಡಿ ಅವರಿಗೆ (ಸಹಾಯಕನನ್ನಾಗಿ ಮಾಡಿ) ಕೊಟ್ಟೆವು.

وَوَهَبْنَا لَهُ مِنْ رَحْمَتِنَا أَخَاهُ هَارُونَ
نَبِيًّا ۝

54. ಈ ಗ್ರಂಥದಲ್ಲಿ ಇಸ್ಮಾಕೀಲರ ಕುರಿತು ಪ್ರಸ್ತಾಪಿಸಿರಿ. ಅವರು ವಚನಪಾಲಕರಾಗಿದ್ದರು ಮತ್ತು ಸಂದೇಶವಾಹಕ ಹಾಗೂ ಪ್ರವಾದಿ ಆಗಿದ್ದರು.

وَإِذْ كُنَّا فِي الْكِتَابِ إِبْرَاهِيمَ إِذْ قَالَ
صَادِقَ الْوَعْدِ وَكَانَ رَسُولًا نَبِيًّا ۝

55. ಅವರು ತನ್ನ ಮನೆಯವರಿಗೆ ನಮಾಝ್ ಮತ್ತು ಝಕಾತ್‌ನ ಅಪ್ಪಣೆ ಕೊಡುತ್ತಿದ್ದರು ಮತ್ತು ತನ್ನ ಪ್ರಭುವಿನ ಬಳಿ ಓರ್ವ ಪ್ರೀತಿಪಾತ್ರ ವ್ಯಕ್ತಿಯಾಗಿದ್ದರು.

وَكَانَ يَأْمُرُ أَهْلَهُ بِالصَّلَاةِ وَالزَّكَاةِ
وَكَانَ عِنْدَ رَبِّهِ مَرْضِيًّا ۝

56. ಈ ಗ್ರಂಥದಲ್ಲಿ ಇದ್ದರೀಸರ ಕುರಿತು ಪ್ರಸ್ತಾಪಿಸಿರಿ. ಅವರೊಬ್ಬ ಸತ್ಯಸಂಧ ಹಾಗೂ ಓರ್ವ ಪ್ರವಾದಿಯಾಗಿದ್ದರು.

وَإِذْ كُنَّا فِي الْكِتَابِ إِدْرِيسَ إِذْ قَالَ
كَانَ صِدِّيقًا نَبِيًّا ۝

57. ನಾವು ಅವರನ್ನು ಉನ್ನತ ಸ್ಥಾನಕ್ಕೆ ಏರಿಸಿದೆವು.

وَرَفَعْنَاهُ مَكَانًا عَلِيًّا ۝

58. ಈ ಪ್ರವಾದಿಗಳು ಅಲ್ಲಾಹನು ಅನುಗ್ರಹಿಸಿದವರಾಗಿದ್ದು, ಆದಮರ ಸಂತತಿಯಿಂದಲೂ ನಾವು ನೂಹರೊಂದಿಗೆ ನಾವೆಯಲ್ಲಿ

أُولَئِكَ الَّذِينَ أَنْعَمَ اللَّهُ عَلَيْهِمْ مِنَ
النَّبِيِّينَ مِنْ ذُرِّيَةِ آدَمَ وَمِمَّنْ

'ಅಲ್ಲಾಹನ ವತಿಯಿಂದ ಸುದ್ದಿ ತಲಪಿಸುವ ಸಂದೇಶವಾಹಕ' ಎಂದಾಗುತ್ತದೆ. ಪವಿತ್ರ ಕುರ್ಆನಿನಲ್ಲಿ ಈ ಎರಡೂ ಪದಗಳು ಸಾಮಾನ್ಯವಾಗಿ ಸಮಾನಾರ್ಥದಲ್ಲಿ ಪ್ರಯೋಗಿಸಲ್ಪಟ್ಟಿವೆ. ಆದರೆ ಕೆಲವು ಕಡೆಗಳಲ್ಲಿ ಅದರ ಪ್ರಯೋಗವನ್ನು ಗಮನಿಸಿದರೆ ಆ ಎರಡು ಪದಗಳಲ್ಲಿ ಸ್ಥಾನ ಮತ್ತು ಕಾರ್ಯದ ಸ್ವರೂಪಕ್ಕೆ ಸಂಬಂಧಿಸಿದಂತೆ ಪಾರಿಭಾಷಿಕ ವ್ಯತ್ಯಾಸವಿದೆ ಎಂದು ವ್ಯಕ್ತವಾಗುತ್ತದೆ. ಉದಾ: ಅಲ್ ಹಜ್ಜ್ ಅಧ್ಯಾಯದ 52ನೆಯ ಸೂಕ್ತದಲ್ಲಿ ಹೀಗೆನ್ನಲಾಗಿದೆ, "ನಾವು ನಿಮಗಿಂತ ಮೊದಲು ಬೇರಾವುದೇ ಕಾರ್ಯಕ್ಕಾಗಿ ರಸೂಲರನ್ನಾಗಲಿ, ನಬಿಯನ್ನಾಗಲಿ ಕಳುಹಿಸಿಲ್ಲ. ಆದರೆ....." 'ರಸೂಲ್' ಮತ್ತು 'ನಬಿ' ಬೇರೆ ಬೇರೆ ಪದಗಳು ಮತ್ತು ಅವುಗಳ ನಡುವೆ ನಿಶ್ಚಿತವಾದ ಪಾರಿಭಾಷಿಕ ವ್ಯತ್ಯಾಸವಿದೆ ಎಂದು ಇದರಿಂದ ವ್ಯಕ್ತವಾಗುತ್ತದೆ. ಆದ್ದರಿಂದ ಈ ವ್ಯತ್ಯಾಸದ ಸ್ವರೂಪವೇನು ಎಂಬ ಬಗ್ಗೆ ವ್ಯಾಖ್ಯಾನಕಾರರಲ್ಲಿ ಚರ್ಚೆ ಮುಂದುವರಿದಿದೆ. ಆದರೆ ನಿಖರವಾದ ಆಧಾರಪ್ರಮಾಣಗಳ ಮೂಲಕ ಯಾರೂ 'ರಸೂಲ್' ಮತ್ತು 'ನಬಿ'ಗಳ ವಿಭಿನ್ನ ಸ್ಥಾನಮಾನಗಳನ್ನು ಗೊತ್ತುಪಡಿಸಲಿಲ್ಲ ಎಂಬುದು ಒಂದು ವಾಸ್ತವಿಕತೆಯಾಗಿದೆ. ಹೆಚ್ಚೆಂದರೆ 'ರಸೂಲ್' ಎಂಬ ಪದ 'ನಬಿ' ಎಂಬ ಪದಕ್ಕಿಂತ ವಿಶಿಷ್ಟವಾದುದು ಎಂದು ಹೇಳಬಹುದಾಗಿದೆ. ಅರ್ಥಾತ್ ಪ್ರತಿಯೊಬ್ಬ ರಸೂಲರೂ 'ನಬಿ'ಯಾಗಿರುತ್ತಾರೆ. ಆದರೆ ಪ್ರತಿಯೊಬ್ಬ 'ನಬಿ' ರಸೂಲ್ ಆಗಲು ಸಾಧ್ಯವಿಲ್ಲ. ಬೇರೆ ಮಾತುಗಳಲ್ಲಿ ಹೇಳುವುದಾದರೆ ಪ್ರವಾದಿಗಳ ಪೈಕಿ ಸಾಮಾನ್ಯ ಪ್ರವಾದಿಗಳಿಗಿಂತ ಪ್ರಾಮುಖ್ಯವಿರುವ ಪದವಿಯಲ್ಲಿ ನೇಮಿಸಲ್ಪಟ್ಟ ಗೌರವಾನ್ವಿತ ವ್ಯಕ್ತಿಗಳನ್ನು 'ರಸೂಲ್' ಎಂದು ಕರೆಯಲಾಗಿದೆ. ಪ್ರವಾದಿ ವಚನವೊಂದರ ಮೂಲಕವೂ ಇದಕ್ಕೆ ಪುಷ್ಟಿ ದೊರೆಯುತ್ತದೆ. ಪ್ರವಾದಿವರ್ಯರೊಡನೆ(ಸ) 'ರಸೂಲ್'ರ ಸಂಖ್ಯೆ ಕೇಳಲಾದಾಗ ಅವರು 313 ಅಥವಾ 315 ಎಂದು ಹೇಳಿದರು. 'ನಬಿ'ಗಳ ಸಂಖ್ಯೆಯ ಬಗ್ಗೆ ಕೇಳಲಾದಾಗ ಅವರು ಒಂದು ಲಕ್ಷದ ಇಪ್ಪತ್ತನಾಲ್ಕು ಸಾವಿರವೆಂದು ಹೇಳಿದರು.

ಏರಿಸಿದ್ದವರ ಸಂತತಿಯಿಂದಲೂ ಇಬ್ನಾಹೀಮರ ಸಂತತಿಯಿಂದಲೂ ಇಸ್ರಾಕೀಲರ ಸಂತತಿಯಿಂದಲೂ ಆಗಿದ್ದರು ಮತ್ತು ನಾವು ಸನ್ಮಾರ್ಗ ದರ್ಶನ ಮಾಡಿ ಪುನೀತರನ್ನಾಗಿಸಿದವರಲ್ಲೂ ಇವರಾಗಿದ್ದರು. ಇವರಿಗೆ ರಹ್ಮಾನನ ವಚನಗಳನ್ನು ಓದಿ ಹೇಳಿದಾಗ ಇವರು ಅಳುತ್ತಾ ಸಾಷ್ಟಾಂಗವೆರಗುತ್ತಿದ್ದರು.

59. ಅವರ ಬಳಿಕ ಅಯೋಗ್ಯರಾದವರು ಅವರ ಉತ್ತರಾಧಿಕಾರಿಗಳಾದರು. ಅವರು ನಮಾಝನ್ನು ವ್ಯರ್ಥಗೊಳಿಸಿದರು ಮತ್ತು ದೇಹೇಚ್ಛೆಗಳನ್ನು ಅನುಸರಿಸಿದರು. ಆದುದರಿಂದ ಶೀಘ್ರದಲ್ಲೇ ಅವರು ಪಥಭ್ರಷ್ಟತೆಯ ಪರಿಣಾಮವನ್ನು ಅನುಭವಿಸಲಿರುವರು.

60. ಆದರೆ ಪಶ್ಚಾತ್ತಾಪ ಪಟ್ಟವರೂ ಸತ್ಯವಿಶ್ವಾಸ ಸ್ವೀಕರಿಸಿಕೊಂಡವರೂ ಸತ್ಯರ್ಮ ಕೈಗೊಂಡವರೂ ಸ್ವರ್ಗದಲ್ಲಿ ಪ್ರವೇಶ ಪಡೆಯುವರು ಮತ್ತು ಅವರ ಹಕ್ಕುಚ್ಯುತಿ ಕಿಂಚಿತ್ತೂ ಆಗದು.

61. ಅವರಿಗಾಗಿ ರಹ್ಮಾನನು ತನ್ನ ದಾಸರಿಗೆ ಪರೋಕ್ಷ ವಾಗ್ನಾನ ವಿತ್ತಿರುವ ಶಾಶ್ವತವಾದ ಸ್ವರ್ಗೋದ್ಯಾನಗಳಿವೆ ಮತ್ತು ನಿಶ್ಚಯ ವಾಗಿಯೂ ಈ ವಾಗ್ನಾನ ಪೂರ್ಣಗೊಂಡೇ ತೀರುವುದು.

62. ಅಲ್ಲಿ ಅವರು ಯಾವುದೇ ಅಸಭ್ಯ ಮಾತುಗಳನ್ನು ಆಲಿಸಲಾರರು. ಅವರು ಉತ್ತಮವಾದುದನ್ನೇ ಆಲಿಸುವರು. ಅವರಿಗೆ ಅವರ ಆಹಾರವೂ ಬೆಳಗುಬೆಳಗುಗಳಲ್ಲಿ ನಿರಂತರ ಸಿಗುತ್ತಲೇ ಇರುವುದು.

63. ಇದುವೇ ಆ ಸ್ವರ್ಗ. ನಾವು ನಮ್ಮ ದಾಸರಲ್ಲಿ ಧರ್ಮನಿಷ್ಠ ರಾಗಿದ್ದವನನ್ನು ಅದರ ವಾರೀಸುದಾರನನ್ನಾಗಿ ಮಾಡುವೆವು.

64. (ಓ ಪೈಗಂಬರರೇ) ನಾವು ನಿಮ್ಮ ಪ್ರಭುವಿನ ಅಪ್ಪಣೆ ಇಲ್ಲದೆ ಇಳಿದು ಬರುವುದಿಲ್ಲ.¹⁵ ನಮ್ಮ ಮುಂದೆ, ನಮ್ಮ ಹಿಂದೆ ಮತ್ತು ಅವುಗಳ ನಡುವೆ ಏನಿಲ್ಲ ಇರುವುದೋ ಅವೆಲ್ಲವುಗಳ ಮಾಲಕನು ಅವನೇ ಮತ್ತು ನಿಮ್ಮ ಪ್ರಭು ಮರೆತು ಬಿಡುವವನಲ್ಲ.

65. ಅವನು ಆಕಾಶಗಳ, ಭೂಮಿಯ ಮತ್ತು ಅವುಗಳ ನಡುವೆಯಿರುವ ಸರ್ವಸ್ವಗಳ ಪಾಲಕ ಪ್ರಭು. ಆದುದರಿಂದ ನೀವು ಅವನ ದಾಸ್ಯ-

حَمَلْنَا مَعَهُ نُوحًا ذُو مِّنْ ذُرِّيَّتِهِ إِبْرَاهِيمَ
وَإِسْرَائِيلَ وَوَمِنْ هَدَيْنَا وَاجْتَبَيْنَا
إِذْ أَنْتَلَى عَلَيْهِمْ آيَاتِ الرَّحْمَنِ خَرُّوا
سُجَّدًا أَوْ بُكِيًّا ۝

فَخَلَفَ مِنْ بَعْدِهِمْ خَلْفٌ أَضَاعُوا
الصَّلَاةَ وَاتَّبَعُوا الشَّهْوَاتِ فَسُوفَ
يَلْقَوْنَ غِيًّا ۝

إِلَّا مَنْ تَابَ وَآمَنَ وَعَمِلَ صَالِحًا
فَأُولَئِكَ يَدْخُلُونَ الْجَنَّةَ وَلَا
يُظَلَمُونَ شَيْئًا ۝

جَنَّاتٍ عَدْنٍ الَّتِي وَعَدَ الرَّحْمَنُ عِبَادَهُ
بِالْغَيْبِ إِنَّكَ كَانَتْ وَعْدَهُ مَأْتِيًّا ۝

لَا يَسْمَعُونَ فِيهَا لَغْوًا إِلَّا سَلَامًا وَلَهُمْ
رِزْقُهُمْ فِيهَا بُكْرَةً وَعَشِيًّا ۝

تِلْكَ الْجَنَّةُ الَّتِي نُورِثُ مِنْ عِبَادِنَا
مَنْ كَانَ تَقِيًّا ۝

وَمَا نَتَنَزَّلُ إِلَّا بِأَمْرِ رَبِّكَ لَهُ مَا
بَيْنَ أَيْدِينَا وَمَا خَلْفَنَا وَمَا بَيْنَ
ذَلِكَ وَمَا كَانَ رَبُّكَ نَسِيًّا ۝

رَبُّ السَّمَوَاتِ وَالْأَرْضِ وَمَا بَيْنَهُمَا
فَاعْبُدْهُ وَاصْطَبِرْ لِعِبَادَتِهِ هَلْ تَعْلَمُ

15. ಇದು ಅಲ್ಲಾಹನ ವಚನವಾದರೂ ಇಲ್ಲಿ ಮಾತನಾಡುತ್ತಿರುವವರು ದೇವಚರರಾಗಿದ್ದಾರೆ. ಅರ್ಥಾತ್ ನಾವು ನಮ್ಮಿಚ್ಛೆಯಂತೆ ಬರುವುದಿಲ್ಲ, ಬದಲಾಗಿ ಅಲ್ಲಾಹನು ಕಳುಹಿಸುವಾಗ ಆಗಮಿಸುತ್ತೇವೆ ಎಂದು ದೇವಚರರು ಪ್ರವಾದಿವರ್ಯರೊಂದಿಗೆ(ಸ) ಹೇಳುತ್ತಿದ್ದಾರೆ.

<p>ಆರಾಧನೆ ಮಾಡಿರಿ ಮತ್ತು ಅವನ ದಾಸ್ಯ-ಆರಾಧನೆಯಲ್ಲೇ ಸ್ಥಿರವಾಗಿರಿ. ನಿಮ್ಮ ತಿಳುವಳಿಕೆಯಲ್ಲಿ ಅವನಿಗೆ ಸರಿಸಮಾನನಾದವನು ಯಾರಾದರೂ ಇದ್ದಾನೆಯೇ?</p>	<p>لَهُ سَيِّئًا ۝١٥</p>
<p>66. "ನಾನು ಸತ್ತು ಹೋದ ಮೇಲೆ ನಿಜಕ್ಕೂ ಜೀವಂತಗೊಳಿಸಿ ತರಲ್ಪಡುವೆನೇ?" ಎಂದು ಮಾನವನು ಪ್ರಶ್ನಿಸುತ್ತಾನೆ.</p>	<p>وَيَقُولُ الْإِنْسَانُ إِذَا مَا مِثَّ لَسُونَ أُخْرَجَ حَيًّا ۝١٦</p>
<p>67. ಮಾನವನು ಮೊದಲು ಏನೂ ಆಗಿಲ್ಲದಿದ್ದಾಗ ನಾವು ಅವನನ್ನು ಸೃಷ್ಟಿಸಿದ್ದುದು ಅವನಿಗೆ ನೆನಪಾಗುವುದಿಲ್ಲವೇ?</p>	<p>أَوَلَا يَذْكُرُ الْإِنْسَانُ أَنَّا خَلَقْنَاهُ مِنْ قَبْلُ وَلَمْ يَكُ شَيْئًا ۝١٧</p>
<p>68. ನಿಮ್ಮ ಪ್ರಭುವಿನಾಣೆ ನಾವು ಇವರೆಲ್ಲರನ್ನೂ ಇವರ ಸಂಗಡ ಶೈತಾನರನ್ನೂ ಖಂಡಿತವಾಗಿಯೂ ಸುತ್ತುಗಟ್ಟಿ ಆ ಬಳಿಕ ನರಕದ ಸುತ್ತಲೂ ತಂದು ಇವರನ್ನು ಮುಗ್ಧರಿಸಿ ಬೀಳಿಸುವೆವು.</p>	<p>فَوَرِّبِكْ لَنَحْشُرَنَّهُمْ وَالشَّيَاطِينَ ثُمَّ لَنَحْضُرَنَّهُمْ حَوْلَ جَهَنَّمَ جِثِيًّا ۝١٨</p>
<p>69. ಅನಂತರ ಎಲ್ಲ ಗುಂಪುಗಳಿಂದಲೂ ರಹ್ಮಾನನ ವಿರುದ್ಧ ಹೆಚ್ಚು ಉದ್ವಿಗ್ನನಾಗಿದ್ದ ಪ್ರತಿಯೊಬ್ಬನನ್ನೂ ಹೆಚ್ಚು ತೆಗೆಯುವೆವು-</p>	<p>ثُمَّ لَنَنْزِعَنَّ مِنْ كُلِّ شِيعَةٍ أَيُّهُمْ أَشَدُّ عَلَى الرَّحْمَنِ عِتِيًّا ۝١٩</p>
<p>70. ಇವರ ಪೈಕಿ ನರಕದಲ್ಲಿ ತಳ್ಳಲ್ಪಡಲು ಅತಿ ಹೆಚ್ಚು ಅರ್ಹರು ಯಾರೆಂಬುದನ್ನೂ ನಾವು ತಿಳಿದಿದ್ದೇವೆ.</p>	<p>ثُمَّ لَنَحْنُ أَعْلَمُ بِالَّذِينَ هُمْ أَوْلَى بِهَا صِلِيًّا ۝٢٠</p>
<p>71. ನಿಮ್ಮ ಪೈಕಿ ನರಕವನ್ನು ಹಾದು ಹೋಗದವರು ಯಾರೂ ಇರಲಾರರು. ಇದೊಂದು ನಿರ್ಧರಿಸಿದ ವಿಷಯವಾಗಿದ್ದು ಇದನ್ನು ಪೂರ್ಣಗೊಳಿಸುವುದು ನಿಮ್ಮ ಪ್ರಭುವಿನ ಬಾಧ್ಯತೆಯಾಗಿದೆ.</p>	<p>وَأَنَّ مِنْكُمْ آلًا وَآرِدُهُمْ أَكَانَ عَلَى رَبِّكَ حَتْمًا مَقْضِيًّا ۝٢١</p>
<p>72. ಆ ಬಳಿಕ ನಾವು (ಭೂಲೋಕದಲ್ಲಿ) ಧರ್ಮನಿಷ್ಠರಾಗಿದ್ದವರನ್ನು ರಕ್ಷಿಸಿಕೊಳ್ಳುವೆವು ಮತ್ತು ಅಕ್ರಮಿಗಳನ್ನು ಅಲ್ಲೇ ಬಿದ್ದಿರಲು ಬಿಟ್ಟು ಬಿಡುವೆವು.</p>	<p>ثُمَّ نُنَجِّي الَّذِينَ اتَّقَوْا وَنَذَرُ الظَّالِمِينَ فِيهَا جِثِيًّا ۝٢٢</p>
<p>73. ಇವರಿಗೆ ನಮ್ಮ ಸುವ್ಯಕ್ತ ವಚನಗಳನ್ನು ಓದಿ ಹೇಳಿದಾಗ ಸತ್ಯ ನಿಷೇಧಿಗಳು ಸತ್ಯವಿಶ್ವಾಸಿಗಳೊಡನೆ, "ನಮ್ಮ ಎರಡು ಪಂಗಡಗಳ ಪೈಕಿ ಯಾರು ಉತ್ತಮ ಸ್ಥಿತಿಯಲ್ಲಿದ್ದಾರೆ ಮತ್ತು ಯಾರ ಕೂಟಗಳು ಹೆಚ್ಚು ಶೋಭಾಯಮಾನವಾಗಿವೆ?" ಎಂದು ಕೇಳುತ್ತಾರೆ.¹⁶</p>	<p>وَإِذَا تُكَلِّمُ عَلَيْهِمُ آيَاتُنَا بَيِّنَاتٍ قَالَ الَّذِينَ كَفَرُوا وَالَّذِينَ آمَنُوا أَيُّ الْفِرْقَيْنِ خَيْرٌ مَقَامًا وَأَحْسَنُ نَدِيًّا ۝٢٣</p>
<p>16. ಮಕ್ಕಾದ ಸತ್ಯನಿಷೇಧಿಗಳು ಹೇಗೆ ವಾದಿಸುತ್ತಿದ್ದರೆಂದರೆ, ನೋಡಿ! ಲೋಕದಲ್ಲಿ ಯಾರಿಗೆ ಅಲ್ಪಾಹನ ಅನುಗ್ರಹ ಪ್ರಾಪ್ತವಾಗುತ್ತಿದೆ? ಯಾರ ಮನೆಗಳು ಹೆಚ್ಚು ಭವ್ಯವಾಗಿವೆ? ಯಾರ ಜೀವನ ಮಟ್ಟ ಉನ್ನತವಾಗಿದೆ? ಯಾರ ಸಭೆ ಸಮಾರಂಭಗಳು ವರ್ಣರಂಜಿತವಾಗಿರುತ್ತವೆ? ಇದೆಲ್ಲವೂ ನಮಗೆ ಪ್ರಾಪ್ತವಿದೆ. ಮುಸ್ಲಿಮರಾದ ನೀವು ಅದರಿಂದ ವಂಚಿತರಾಗಿದ್ದೀರಿ. ಹಾಗಾದರೆ ನೀವೇ ಯೋಚಿಸಿ. ನಾವು ಮಿಥ್ಯಮಾರ್ಗದಲ್ಲಿದ್ದು ಹೀಗೆ ಮೋಚಿನಿಂದಿರಲು ಮತ್ತು ನೀವು ಸನ್ಮಾರ್ಗದಲ್ಲಿದ್ದು ಕಷ್ಟ ಮತ್ತು ಬಡತನದಲ್ಲಿರಲು ಹೇಗೆ ಸಾಧ್ಯ?</p>	

74. ವಸ್ತುತಃ ನಾವು ಇವರಿಗಿಂತ ಮುಂಚೆ ಇವರಿಗಿಂತಲೂ ಅಧಿಕ ಸಾಧನಾನುಕೂಲತೆಗಳನ್ನು ಹೊಂದಿದ್ದ ಹಾಗೂ ತೋರಿಕೆಯ ಸುಖಾಡಂಬರಗಳಲ್ಲಿ ಇವರಿಗಿಂತಲೂ ಮಿಗಿಲಾಗಿದ್ದ ಎಷ್ಟೋ ಜನಾಂಗಗಳನ್ನು ನಾಶಗೊಳಿಸಿ ಬಿಟ್ಟಿರುತ್ತೇವೆ.

وَكَمْ أَهْلَكْنَا قَبْلَهُمْ مِنْ قَرْنٍ هُمْ
أَحْسَنُ أَثَاكًا وَرَاءِيًّا ﴿٧٤﴾

75. ಇವರೊಡನೆ ಹೇಳಿರಿ: ಪಥಭ್ರಷ್ಟತೆಗೊಳಗಾಗಿರುವವನಿಗೆ ಅಂತಹವ ರೊಡನೆ ಮಾಡಲ್ಪಟ್ಟ ವಾಗ್ದಾನವನ್ನು ಅವರು ಕಣ್ಣಾರೆ ಕಂಡು ಕೊಳ್ಳುವವರೆಗೂ ರಹ್ಮಾನನು ಸಡಿಲು ಬಿಡುತ್ತಾನೆ. ಅದು ಯಾತನೆಯಾಗಿರಲಿ ಅಥವಾ ಅಂತಿಮ ಘಳಿಗೆಯಾಗಿರಲಿ - ಆಗ ಅವರಿಗೆ ಯಾರ ಸ್ಥಿತಿ ಕೆಟ್ಟಿದೆ ಮತ್ತು ಯಾವ ಕೂಟ ದುರ್ಬಲ ವಾಗಿದೆ ಎಂದು ಗೊತ್ತಾಗಿಬಿಡುತ್ತದೆ.

قُلْ مَنْ كَانَ فِي الضَّلَالَةِ فَلْيَمْدُدْ لَهُ
الرَّحْمَنُ مَدَدًا هٗ حَتَّىٰ إِذَا سَرَ أَوْ مَا
يُوعَدُونَ إِمَّا الْعَذَابَ وَإِمَّا السَّاعَةَ ۖ
فَسَيَعْلَمُونَ مَنْ هُوَ شَرٌّ مَكَانًا
وَ أضعفُ جُنْدًا ﴿٧٥﴾

76. ಇದಕ್ಕೆ ವ್ಯತಿರಿಕ್ತವಾಗಿ ಸನ್ಮಾರ್ಗವನ್ನು ಕೈಗೊಂಡವರಿಗೆ ಅಲ್ಲಾಹ್, ಅವರ ಸನ್ಮಾರ್ಗದಲ್ಲಿ ವೃದ್ಧಿಯನ್ನು ದಯಪಾಲಿಸುತ್ತಾನೆ ಮತ್ತು ಬಾಕಿ ಉಳಿಯುವ ಪುಣ್ಯಗಳೇ ನಿಮ್ಮ ಪ್ರಭುವಿನ ಬಳಿ ಸತ್ಕಲ ಹಾಗೂ ಪರಿಣಾಮದ ದೃಷ್ಟಿಯಿಂದ ಉತ್ತಮವಾಗಿವೆ.

وَيَزِيدُ اللَّهُ الَّذِينَ اهْتَدَوْا هُدًى ۖ
وَالْبَقِيَّةُ الضَّالِّحَتُ خَيْرٌ عِنْدَ رَبِّكَ
ثَوَابًا وَ خَيْرٌ مَرَدًّا ﴿٧٦﴾

77. ನಮ್ಮ ವಚನಗಳನ್ನು ನಿರಾಕರಿಸುತ್ತ, "ನಾನಂತು ಸಂಪತ್ತು ಮತ್ತು ಸಂತತಿಗಳನ್ನು ಖಂಡಿತವಾಗಿಯೂ ಪಡೆಯುತ್ತಲೇ ಇರುವೆನು" ಎನ್ನುವವನನ್ನು ಕಂಡಿರಾ?

أَكْرَهَيْتَ الذِّمِّيَّ كَفَرَ بِآيَاتِنَا وَقَالَ
لَأَكُونَنَّ مَالًا وَ وَكَلَّا ﴿٧٧﴾

78. ಇವನಿಗೆ ಅಗೋಚರ ವಿಷಯಗಳ ಸುಳಿವು ಸಿಕ್ಕಿ ಬಿಟ್ಟಿರುವುದೇ? ಅಥವಾ ಇವನು ರಹ್ಮಾನನಿಂದ ಏನಾದರೂ ಕರಾರು ಪಡೆ ದಿರುವನೇ?

أَطَّلَعَ الْغَيْبَ أَمْ آتَخَذَ عِنْدَ الرَّحْمَنِ
عَهْدًا ﴿٧٨﴾

79. ಎಷ್ಟು ಮಾತ್ರಕ್ಕೂ ಇಲ್ಲ. ಇವನು ಒದರುತ್ತಿರುವುದನ್ನು ನಾವು ಬರೆದಿಟ್ಟುಕೊಳ್ಳುವೆವು ಮತ್ತು ಇವನಿಗೆ ಶಿಕ್ಷೆಯನ್ನು ಇನ್ನಷ್ಟು ವರ್ಧಿಸುವೆವು.

كَلَّا سَنَكْتُبُ مَا يَقُولُ وَ نَمُدُّ لَهُ
مِنَ الْعَذَابِ مَدًّا ﴿٧٩﴾

80. ಯಾವ ಸಾಧನಾನುಕೂಲತೆಗಳ ಕುರಿತು ಇವನು ಹೇಳುತ್ತಿರುವನೋ ಅವೆಲ್ಲವುಗಳಿಗೆ ನಾವೇ ವಾರೀಸುದಾರರಾಗುವೆವು ಮತ್ತು ಇವನು ಒಬ್ಬಂಟಿಗನಾಗಿ ನಮ್ಮ ಮುಂದೆ ಹಾಜರಾಗುವನು.

وَ تَرْتَهُ مَا يَقُولُ وَ يَأْتِينَا فَرَدًّا ﴿٨٠﴾

81. ಇವರು ಅಲ್ಲಾಹನನ್ನು ಬಿಟ್ಟು ಇತರ ಕೆಲವು ದೇವರುಗಳನ್ನು ಮಾಡಿಕೊಂಡಿದ್ದಾರೆ. ಅವರು ಇವರ ಬೆಂಬಲಿಗರಾದಾರೆಂದು-

وَ آتَخَذُوا مِنْ دُونِ اللَّهِ إِلِهَةً لِيَكُونُوا
لَهُمْ عِرًّا ﴿٨١﴾

82. ಯಾವ ಬೆಂಬಲಿಗನೂ ಇರಲಾರನು. ಅವರೆಲ್ಲರೂ ಇವರ ದಾಸ್ಯ-ಆರಾಧನೆಯನ್ನು ನಿರಾಕರಿಸುವರು ಮಾತ್ರವಲ್ಲ ತಿರುಗಿ ಇವರ ವಿರೋಧಿಗಳೇ ಆಗಿಬಿಡುವರು.

كَلَّا سَيَكْفُرُونَ بِعِبَادَتِهِمْ وَيَكُونُونَ عَلَيْهِمْ ضِدًّا ۝

83. ನಾವು ಸತ್ಯನಿಷೇಧಿಗಳ ಮೇಲೆ, ಅವರನ್ನು (ಸತ್ಯವನ್ನು ವಿರೋಧಿಸಲಿಕ್ಕಾಗಿ) ಚೆನ್ನಾಗಿ ಹುರಿದುಂಬಿಸುತ್ತಿರುವ ಶೈತಾನರನ್ನು ಬಿಟ್ಟಿರುವುದನ್ನು ನೀವು ಕಂಡಿಲ್ಲವೇ?

أَلَمْ تَرَ أَنَّا أَرْسَلْنَا الشَّيَاطِينَ عَلَى الْكُفْرَيْنَ فَأَوْثَرُوهُمْ كُرًّا ۝

84. ಆದುದರಿಂದ ಇನ್ನು ಇವರ ಮೇಲೆ ಯಾತನೆಯನ್ನೆರಗಿಸಲಿಕ್ಕಾಗಿ ಕಾತರರಾಗಬೇಡಿರಿ. ನಾವು ಇವರ ದಿನಗಳನ್ನು ಎಣಿಕೆಮಾಡುತ್ತಿದ್ದೇವೆ.

فَلَا تَعْجَلْ عَلَيْهِمْ إِنَّمَا نَعُدُّ لَهُمْ عَدًّا ۝

85-86. ನಾವು 'ಧರ್ಮನಿಷ್ಠ'ರನ್ನು ರಹ್ಮಾನನ ಸನ್ನಿಧಿಯಲ್ಲಿ ಅತಿಥಿಗಳಂತೆ ಮುಂದೆ ತರುವ ಮತ್ತು ಅಪರಾಧಿಗಳನ್ನು ದಾಹಗೊಂಡ ಪ್ರಾಣಿಗಳಂತೆ ನರಕದ ಕಡೆಗೆ ಅಟ್ಟಿಕೊಂಡು ಹೋಗುವ ದಿನ ಬರಲಿದೆ.

يَوْمَ نَحْشُرُ الْمُتَّقِينَ إِلَى الرَّحْمَنِ وَفَلَا ۝
وَنَسُوْنُ الْجُرْمِيْنَ إِلَىٰ جَهَنَّمَ وَرُءَا ۝

87. ಆಗ ರಹ್ಮಾನನ ಸನ್ನಿಧಾನದಿಂದ ಅನುಮತಿ ಪಡೆದು ಕೊಂಡವನ ಹೊರತು ಜನರು ಯಾವ ಶಿಫಾರಸನ್ನೂ ತರಲು ಶಕ್ತರಾಗಲಾರರು.

لَا يَمْلِكُونَ الشَّفَاعَةَ إِلَّا مَنِ اتَّخَذَ عِنْدَ الرَّحْمَنِ عَهْدًا ۝

88. ರಹ್ಮಾನನು ಪುತ್ರನನ್ನು ಹೊಂದಿದ್ದಾನೆಂದು ಅವರು ಹೇಳುತ್ತಾರೆ.

وَقَالُوا اتَّخَذَ الرَّحْمَنُ وَلَدًا ۝

89. ನೀವು ಸೃಷ್ಟಿಸಿ ತಂದಿರುವ ಈ ಮಾತು ತೀರಾ ಅಸಂಬಂಧ.

لَقَدْ جِئْتُمْ شَيْئًا إِدًّا ۝

90-91. ರಹ್ಮಾನನಿಗೆ ಪುತ್ರನಿರುವನೆಂದು ಜನರು ಆಪಾದಿಸಿದುದಕ್ಕಾಗಿ ಆಕಾಶ ಸಿಡಿದು ಬೀಳುವ, ಭೂಮಿ ಬಿರಿಯುವ ಮತ್ತು ಪರ್ವತಗಳು ಬಿದ್ದು ಹೋಗುವ ಸಮಯ ಸನ್ನಿಹಿತವಾಗಿದೆ.

تَكَادُ السَّمَوَاتُ يَنْفَطَرْنَ مِنْهُ وَتَنْشَقُّ الْأَرْضُ وَتَخِرُّ الْجِبَالُ هَدًّا ۝
أَنْ دَعَوْا لِلرَّحْمَنِ وَلَدًا ۝

92. ಯಾರನ್ನಾದರೂ ತನ್ನ ಮಗನನ್ನಾಗಿ ಮಾಡಿಕೊಳ್ಳುವುದು ರಹ್ಮಾನನಿಗೆ ಶೋಭಿಸುವುದಿಲ್ಲ.

وَمَا يَنْبَغِي لِلرَّحْمَنِ أَنْ يَتَّخِذَ وَلَدًا ۝

93. ಭೂಮಿ-ಆಕಾಶಗಳಲ್ಲಿರುವವರೆಲ್ಲರೂ ಅಲ್ಲಾಹನ ಸನ್ನಿಧಿಯಲ್ಲಿ ದಾಸರ ನೆಲೆಯಲ್ಲಿ ಹಾಜರಾಗಲಿರುವರು.

إِنْ كُلُّ مَنْ فِي السَّمَوَاتِ وَالْأَرْضِ إِلَّا آتِي الرَّحْمَنِ عَبْدًا ۝

94. ಅವನು ಎಲ್ಲರನ್ನೂ ಆವರಿಸಿಕೊಂಡಿದ್ದಾನೆ. ಅವನು ಅವರನ್ನು ಎಣಿಕೆ ಮಾಡಿಟ್ಟಿರುತ್ತಾನೆ.

لَقَدْ أَحْصَاهُمْ وَعَدَّهُمْ عَدًّا ۝

95. ಪುನರುತ್ಥಾನದ ದಿನದಂದು ಎಲ್ಲರೂ ಅವನ ಮುಂದೆ ಒಬ್ಬೊಬ್ಬ ರಾಗಿ ಹಾಜರಾಗುವರು.

وَ كُلُّهُمْ أْتِيهِ يَوْمَ الْقِيَامَةِ فَرْدًا ۝

96. ನಿಶ್ಚಯವಾಗಿಯೂ ಸತ್ಯವಿಶ್ವಾಸವಿರಿಸಿಕೊಂಡು ಸತ್ಕರ್ಮವೆಸಗುತ್ತಿರುವವರಿಗಾಗಿ (ಜನರ) ಹೃದಯಗಳಲ್ಲಿ ರಹ್ಮಾನನು ಸದ್ಯವೇ ಅನುರಾಗವನ್ನುಂಟು ಮಾಡುವನು.¹⁷

إِنَّ الَّذِينَ آمَنُوا وَعَمِلُوا الصَّالِحَاتِ
سَيَجْعَلُ لَهُمُ الرَّحْمَنُ وُدًّا ۝

97. ಆದುದರಿಂದ ಓ ಪೈಗಂಬರರೇ, ನೀವು ಭಯಭಕ್ತಿಯನ್ನಿರಿಸಿಕೊಂಡಿರುವವರಿಗೆ ಸುವಾರ್ತೆಯನ್ನೀಯಲಿಕ್ಕಾಗಿ ಹಾಗೂ ಹಟ ಸಾಧಕರಿಗೆ ಎಚ್ಚರಿಕೆ ಕೊಡಲಿಕ್ಕಾಗಿಯೇ ನಾವು ಈ ವಾಣಿಯನ್ನು ಸರಳಗೊಳಿಸಿ ನಿಮ್ಮ ಭಾಷೆಯಲ್ಲಿ ಅವತೀರ್ಣಗೊಳಿಸಿರುತ್ತೇವೆ.

فَأَنبَأَ يَسْرَنَهُ بِلِسَانِكَ لِتُبَشِّرَ بِهِ
الْمُتَّقِينَ وَ تُنذِرَ بِهِ قَوْمًا لُدًّا ۝

98. ಇವರಿಗಿಂತ ಮುಂಚೆ ನಾವು ಎಷ್ಟೋ ಜನಾಂಗಗಳನ್ನು ನಾಶಗೊಳಿಸಿರುತ್ತೇವೆ. ಇಂದು ನಿಮಗೆ ಅವುಗಳ ಸುಳಿವೇನಾದರೂ ಸಿಗುತ್ತಿದೆಯೇ ಅಥವಾ ಕಿಂಚಿತ್ ಧ್ವನಿಯಾದರೂ ಎಲ್ಲಾದರೂ ಕೇಳಿಸುತ್ತಿದೆಯೇ?

وَكَمْ أَهْلَكْنَا قَبْلَهُمْ مِّنْ قَرْنٍ هَلْ
تُحِسُّ مِنْهُمْ مِّنْ أَحَدٍ أَوْ تَسْمَعُ
لَهُمْ رِكْرًا ۝

17. ಅರ್ಥಾತ್- ಇಂದು ಅವರನ್ನು ಮಕ್ಕಾದ ಕೇರಿಗಳಲ್ಲಿ ಅಪಮಾನಕ್ಕೆ ಗುರಿಪಡಿಸಲಾಗುತ್ತಿದೆ. ಆದರೆ ಈ ಪರಿಸ್ಥಿತಿ ದೀರ್ಘಕಾಲ ಇರಲಾರದು. ತಮ್ಮ ಸತ್ಕರ್ಮ ಮತ್ತು ಸಚ್ಚಾರಿತ್ಯದಿಂದಾಗಿ ಅವರು ಅತ್ಯಂತ ಜನಪ್ರಿಯರಾಗಿ ಮಾರ್ಪಡುವ ದಿನ ದೂರವಿಲ್ಲ. ಮನಸ್ಸುಗಳು ಅವರಡೆಗೆ ಸೆಳೆಯಲ್ಪಡುವುದು, ಜಗತ್ತು ಅವರನ್ನು ಗೌರವದ ದೃಷ್ಟಿಯಿಂದ ನೋಡುವುದು. ದುರಾಚಾರ, ಕೆಡುಕುಗಳು, ದುರಹಂಕಾರ, ಅಹಂಭಾವ, ಸುಳ್ಳು ಮತ್ತು ತೋರಿಕೆಯ ಆಧಾರದಲ್ಲಿ ನಡೆಯುತ್ತಿರುವ ನಾಯಕತ್ವವು ಜನರನ್ನು ತಲೆಬಾಗುವಂತೆ ಮಾಡಿತು. ಆದರೆ ಜನಮನವನ್ನು ಗೆಲ್ಲಲು ಅದಕ್ಕೆ ಸಾಧ್ಯವಾಗಲಾರದು. ಅದರ ಬದಲು ಸತ್ಯ, ಪ್ರಾಮಾಣಿಕತೆ, ನಿಸ್ಸಾರ್ಥತೆ ಮತ್ತು ಸಚ್ಚಾರಿತ್ಯದೊಂದಿಗೆ ಸನ್ಮಾರ್ಗದಡೆಗೆ ಕರೆಯುವವರಿಂದ ಮೊದಮೊದಲು ಜಗತ್ತು ಎಷ್ಟೇ ಬೇಸತ್ತರೂ, ಕೊನೆಗೆ ಅದು ಜನಮನವನ್ನು ಗೆಲ್ಲುವುದು. ಅಪ್ರಾಮಾಣಿಕ ವ್ಯಕ್ತಿಗಳು ಹೆಣೆಯುವ ಸುಳ್ಳುಗಳು ಹೆಚ್ಚು ಕಾಲ ಅವರ ದಾರಿಯನ್ನು ತಡೆಯುವಲ್ಲಿ ಸಫಲವಾಗಲಾರವು.

95. ಪುನರುತ್ಥಾನದ ದಿನದಂದು ಎಲ್ಲರೂ ಅವನ ಮುಂದೆ ಒಬ್ಬೊಬ್ಬ ರಾಗಿ ಹಾಜರಾಗುವರು.

وَ كُلُّهُمْ أْتِيهِ يَوْمَ الْقِيَامَةِ فَرْدًا ﴿٩٥﴾

96. ನಿಶ್ಚಯವಾಗಿಯೂ ಸತ್ಯವಿಶ್ವಾಸವಿರಿಸಿಕೊಂಡು ಸತ್ಕರ್ಮವೆಸಗುತ್ತಿರುವವರಿಗಾಗಿ (ಜನರ) ಹೃದಯಗಳಲ್ಲಿ ರಹ್ಮಾನನು ಸದ್ಯವೇ ಅನುರಾಗವನ್ನುಂಟು ಮಾಡುವನು.¹⁷

إِنَّ الَّذِينَ آمَنُوا وَعَمِلُوا الصَّالِحَاتِ
سَيَجْعَلُ لَهُمُ الرَّحْمَنُ وُدًّا ﴿٩٦﴾



97. ಆದುದರಿಂದ ಓ ಪೈಗಂಬರರೇ, ನೀವು ಭಯಭಕ್ತಿಯನ್ನಿರಿಸಿಕೊಂಡಿರುವವರಿಗೆ ಸುವಾರ್ತೆಯನ್ನೀಯಲಿಕ್ಕಾಗಿ ಹಾಗೂ ಹಟ ಸಾಧಕರಿಗೆ ಎಚ್ಚರಿಕೆ ಕೊಡಲಿಕ್ಕಾಗಿಯೇ ನಾವು ಈ ವಾಣಿಯನ್ನು ಸರಳಗೊಳಿಸಿ ನಿಮ್ಮ ಭಾಷೆಯಲ್ಲಿ ಅವತೀರ್ಣಗೊಳಿಸಿರುತ್ತೇವೆ.

فَأَنبَأَ يَسْرَنُهِ بِبَلْسَانَكَ لِتُبَشِّرَ بِهِ
الْمُتَّقِينَ وَتُنذِرَ بِهِ قَوْمًا لُدًّا ﴿٩٧﴾

98. ಇವರಿಗಿಂತ ಮುಂಚೆ ನಾವು ಎಷ್ಟೋ ಜನಾಂಗಗಳನ್ನು ನಾಶಗೊಳಿಸಿರುತ್ತೇವೆ. ಇಂದು ನಿಮಗೆ ಅವುಗಳ ಸುಳಿವೇನಾದರೂ ಸಿಗುತ್ತಿದೆಯೇ ಅಥವಾ ಕಿಂಚಿತ್ ಧ್ವನಿಯಾದರೂ ಎಲ್ಲಾದರೂ ಕೇಳಿಸುತ್ತಿದೆಯೇ?

وَ كَمْ أَهْلَكْنَا قَبْلَهُمْ مِّنْ قَرْنٍ هَلْ
تُحِسُّ مِنْهُمْ مِّنْ أَحَدٍ أَوْ تَسْمَعُ
لَهُمْ رِكْرًا ﴿٩٨﴾

17. ಅರ್ಥಾತ್- ಇಂದು ಅವರನ್ನು ಮಕ್ಕಾದ ಕೇರಿಗಳಲ್ಲಿ ಅಪಮಾನಕ್ಕೆ ಗುರಿಪಡಿಸಲಾಗುತ್ತಿದೆ. ಆದರೆ ಈ ಪರಿಸ್ಥಿತಿ ದೀರ್ಘಕಾಲ ಇರಲಾರದು. ತಮ್ಮ ಸತ್ಕರ್ಮ ಮತ್ತು ಸಚ್ಚಾರಿತ್ರ್ಯದಿಂದಾಗಿ ಅವರು ಅತ್ಯಂತ ಜನಪ್ರಿಯರಾಗಿ ಮಾರ್ಪಡುವ ದಿನ ದೂರವಿಲ್ಲ. ಮನಸ್ಸುಗಳು ಅವರಡೆಗೆ ಸೆಳೆಯಲ್ಪಡುವುದು, ಜಗತ್ತು ಅವರನ್ನು ಗೌರವದ ದೃಷ್ಟಿಯಿಂದ ನೋಡುವುದು. ದುರಾಚಾರ, ಕೆಡುಕುಗಳು, ದುರಹಂಕಾರ, ಅಹಂಭಾವ, ಸುಳ್ಳು ಮತ್ತು ತೋರಿಕೆಯ ಆಧಾರದಲ್ಲಿ ನಡೆಯುತ್ತಿರುವ ನಾಯಕತ್ವವು ಜನರನ್ನು ತಲೆಬಾಗುವಂತೆ ಮಾಡಿತು. ಆದರೆ ಜನಮನವನ್ನು ಗೆಲ್ಲಲು ಅದಕ್ಕೆ ಸಾಧ್ಯವಾಗಲಾರದು. ಅದರ ಬದಲು ಸತ್ಯ, ಪ್ರಾಮಾಣಿಕತೆ, ನಿಸ್ವಾರ್ಥತೆ ಮತ್ತು ಸಚ್ಚಾರಿತ್ರ್ಯದೊಂದಿಗೆ ಸನ್ಮಾರ್ಗದಡೆಗೆ ಕರೆಯುವವರಿಂದ ಮೊದಮೊದಲು ಜಗತ್ತು ಎಷ್ಟೇ ಬೇಸತ್ತರೂ, ಕೊನೆಗೆ ಅದು ಜನಮನವನ್ನು ಗೆಲ್ಲುವುದು. ಅಪ್ರಾಮಾಣಿಕ ವ್ಯಕ್ತಿಗಳು ಹೆಣೆಯುವ ಸುಳ್ಳುಗಳು ಹೆಚ್ಚು ಕಾಲ ಅವರ ದಾರಿಯನ್ನು ತಡೆಯುವಲ್ಲಿ ಸಫಲವಾಗಲಾರವು.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ತಾ ಹಾ.
2. ನಾವು ಈ ಕುರ್ಆನನ್ನು ನಿಮ್ಮ ಮೇಲೆ ಅವತೀರ್ಣಗೊಳಿಸಿರುವುದು ನಿಮ್ಮನ್ನು ಸಂಕಷ್ಟಕ್ಕೀಡು ಮಾಡಲಿಕ್ಕಲ್ಲ.
3. ಇದು ಭಯವಿರಿಸುವ ಪ್ರತಿಯೊಬ್ಬನಿಗೆ ನೆನಪಿಸುವ ಒಂದು ಸಾಧನವಾಗಿದೆ.¹
4. ಭೂಮಿಯನ್ನೂ ಉನ್ನತ ಆಕಾಶಗಳನ್ನೂ ಸೃಷ್ಟಿಸಿದವನ ಕಡೆಯಿಂದ ಇದು ಅವತೀರ್ಣಗೊಂಡಿದೆ.
5. ಆ ದಯಾಮಯನು (ವಿಶ್ವ) ಸಿಂಹಾಸನದ ಮೇಲೆ ವಿರಾಜಿಸುತ್ತಿದ್ದಾನೆ.
6. ಅವನು, ಆಕಾಶಗಳಲ್ಲೂ ಭೂಮಿಯಲ್ಲೂ ಅವೆರಡರ ನಡುವೆಯೂ ಹಾಗೂ ಮಣ್ಣಿನಡಿಯಲ್ಲಿಯೂ ಇರುವ ಸಕಲ ವಸ್ತುಗಳ ಮಾಲಿಕನಾಗಿರುತ್ತಾನೆ.
7. ನೀವು ನಿಮ್ಮ ಮಾತನ್ನು ಉಚ್ಚಿಸ್ವರದಲ್ಲೇ ಹೇಳಿದರೂ

طه ١

مَا أَنْزَلْنَا عَلَيْكَ الْقُرْآنَ لِتَشْقَى ٢

إِلَّا تَذَكَّرُ ٣

تَنْزِيلًا لِمَنْ خَلَقَ الْأَرْضَ وَالسَّمَوَاتِ ٤
الْعُلَى ٥

الرَّحْمَنُ عَلَى الْعَرْشِ اسْتَوَى ٦

لَهُ مَا فِي السَّمَوَاتِ وَمَا فِي الْأَرْضِ ٧
وَمَا بَيْنَهُمَا وَمَا تَحْتَ الثَّرَى ٨

وَإِنْ تَجْهَرُ بِالْقَوْلِ فَآتِنَا بِعِلْمٍ ٩

1. ಅರ್ಥಾತ್- ಓ ಪ್ರವಾದಿಯೇ! ಈ ಕುರ್ಆನನ್ನು ಅವತೀರ್ಣಗೊಳಿಸಿ ನಾವು ನಿಮ್ಮಿಂದ ಯಾವುದೇ ದುಸ್ವಾಭಾವದ ಕೆಲಸವನ್ನು ಮಾಡಿಸಬಯಸುವುದಿಲ್ಲ. ವಿಶ್ವಾಸವಿಡಲು ಸಿದ್ಧವಿಲ್ಲದವರನ್ನೂ ನಂಬಿಸಿಯೇ ತೀರಬೇಕೆಂಬ ಹೊಣೆಯನ್ನು ನಾವು ನಿಮಗೆ ವಹಿಸಿಲ್ಲ. ವಿಶ್ವಾಸಕ್ಕೆ ಸಂಬಂಧಿಸಿದಂತೆ ತಮ್ಮ ಹೃದಯವನ್ನು, ಮುಚ್ಚಿಕೊಂಡಿರುವವರಿಗೂ ನೀವು ವಿಶ್ವಾಸವನ್ನು ಕರಗತ ಮಾಡಿಸಿಯೇ ತೀರಬೇಕೆಂದಿಲ್ಲ. ಇದೊಂದು ಉದ್ಘೋಷ ಮತ್ತು ಸ್ಮರಣೆ ಮಾತ್ರ. ತಮ್ಮ ಹೃದಯದಲ್ಲಿ ದೇವಭಯವುಳ್ಳವರು ಇದನ್ನು ಕೇಳಿ ಎಚ್ಚಿತ್ತುಕೊಳ್ಳಲೆಂದು ಇದನ್ನು ಕಳುಹಿಸಲಾಗಿದೆ.

<p>ಅವನಂತು ಮೆಲುದನಿಯ ಮಾತನ್ನು ಮಾತ್ರವಲ್ಲ ಅದಕ್ಕಿಂತಲೂ ರಹಸ್ಯವಾದ ಮಾತನ್ನೂ ಅರಿಯುತ್ತಾನೆ.</p>	<p>السِّرِّ وَالْحَفِيِّ ⑦</p>
<p>8. ಅವನು ಅಲ್ಲಾಹ್. ಅವನ ಹೊರತು ಅನ್ಯ ದೇವನಿಲ್ಲ. ಅವನಿಗೆ ಅತ್ಯುತ್ತಮ ನಾಮಗಳಿವೆ.</p>	<p>اللَّهُ لَا إِلَهَ إِلَّا هُوَ لَهُ الْأَسْمَاءُ الْحُسْنَى ⑧</p>
<p>9. ನಿಮಗೆ ಮೂಸಾರ ವೃತ್ತಾಂತವೇನಾದರೂ ತಲುಪಿದೆಯೇ?</p>	<p>وَهَلْ آتَاكَ حَدِيثُ مُوسَى ⑨</p>
<p>10. ಅವರು ಒಂದು ಬೆಂಕಿಯನ್ನು ಕಂಡಾಗ? ತನ್ನ ಮನೆಯವರೊಡನೆ, "ಸ್ವಲ್ಪ ತಡೆಯಿರಿ, ನಾನೊಂದು ಬೆಂಕಿಯನ್ನು ಕಂಡಿದ್ದೇನೆ. ನಾನು ನಿಮಗಾಗಿ ಕೆಂಡವೊಂದನ್ನು ತರಬಹುದು ಅಥವಾ ಆ ಬೆಂಕಿಯಿಂದ (ದಾರಿಯ ಕುರಿತು) ನನಗೆ ಮಾರ್ಗದರ್ಶನ ಸಿಗಲೂಬಹುದು" ಎಂದು ಹೇಳಿದ ಸಂದರ್ಭ.³</p>	<p>إِذْ رَأَيْنَا أَفْقَالَ لَاهِلِهِ أَمْكُؤُ الرِّئِيِّ أَنْسُتُ نَارًا تَلْعَلِي أَتَيْكُمْ مِنْهَا بِقَبَسٍ أَوْ آجِدُ عَلَى النَّارِ هُدًى ⑩</p>
<p>11. ಅಲ್ಲಿಗೆ ತಲಪಿದಾಗ (ಹೀಗೆ) ಕರೆಯಲಾಯಿತು:</p>	<p>فَلَمَّا آتَاهَا نُودِيَ يَمْوَسَى ⑪</p>
<p>12. "ಓ ಮೂಸಾ, ನಾನೇ ನಿಮ್ಮ ಪ್ರಭು. ನಿಮ್ಮ ಪಾದರಕ್ಷೆಗಳನ್ನು ಕಳಚಿ ಬಿಡಿರಿ. ನೀವು ಪವಿತ್ರ ಕಣಿವೆ 'ತುವಾ'ದಲ್ಲಿದ್ದೀರಿ.</p>	<p>إِنِّي أَنَا رَبُّكَ فَاخْلَعْ نَعْلَيْكَ إِنَّكَ بِالْوَادِ الْمُقَدَّسِ طَوًى ⑫</p>
<p>13. ಮತ್ತು ನಾನು ನಿಮ್ಮನ್ನು ಆರಿಸಿ ಕೊಂಡಿದ್ದೇನೆ. ನಿಮಗೆ ಮಾಡಲಾಗುವ 'ದಿವ್ಯವಾಣಿ'ಯ ಅವತೀರ್ಣವನ್ನು ಆಲಿಸಿರಿ.</p>	<p>وَأَنَا اخْتَرْتُكَ فَاسْتَمِعْ لِمَا يُوحَى ⑬</p>
<p>14. ನಿಶ್ಚಯವಾಗಿಯೂ ನಾನೇ ಅಲ್ಲಾಹ್. ನನ್ನ ಹೊರತು ಇನ್ನಾವ ದೇವನೂ ಇಲ್ಲ. ಆದುದರಿಂದ ನೀವು ನನ್ನ ದಾಸ್ಯ-ಆರಾಧನೆ ಮಾಡಿರಿ ಮತ್ತು ನನ್ನ ಸ್ಮರಣೆಗಾಗಿ ನಮಾಝನ್ನು ಸಂಸ್ಥಾಪಿಸಿರಿ.</p>	<p>إِنِّي أَنَا اللَّهُ لَا إِلَهَ إِلَّا أَنَا فَاعْبُدْنِي وَأَقِمِ الصَّلَاةَ لِذِكْرِي ⑭</p>
<p>15. ಪುನರುತ್ಥಾನದ ಘಳಿಗೆಯು ಖಂಡಿತವಾಗಿಯೂ ಬರಲಿದೆ. ಪ್ರತಿಯೊಬ್ಬ ಜೀವಿಯೂ ತನ್ನ ಪರಿಶ್ರಮಕ್ಕನುಸಾರ ಪ್ರತಿಫಲ ಪಡೆಯುವಂತಾಗಲು ನಾನು ಆ ಸಮಯವನ್ನು ರಹಸ್ಯವಾಗಿಡಲಿ ಚ್ಚಿಸುತ್ತೇನೆ.</p>	<p>إِنَّ السَّاعَةَ آتِيَةٌ أَكَادُ أُخْفِيهَا لِيَجْزِيَ كُلُّ نَفْسٍ بِمَا تَسْعَى ⑮</p>
<p>2. ಇದು ಹ. ಮೂಸಾ(ಅ) ಕೆಲವು ವರ್ಷಗಳ ಕಾಲ 'ಮದಾಯನ್'ನಲ್ಲಿ ದೇಶಾಂತರ ವಾಸವನ್ನು ಕಳೆದ ನಂತರ, ಮದಾಯನ್‌ನಲ್ಲೇ ಅವರು ವಿವಾಹವಾಗಿದ್ದ ತಮ್ಮ ಪತ್ನಿಯ ಜತೆಗೆ ಈಜಿಪ್ಟ್‌ನ ಕಡೆಗೆ ಮರಳಿ ಬರುತ್ತಿದ್ದ ಕಾಲದ ಘಟನೆ.</p> <p>3. ಅದು ರಾತ್ರಿಯ ಹೊತ್ತು ಮತ್ತು ಚಳಿಗಾಲವಾಗಿತ್ತೆಂದು ಭಾಸವಾಗುತ್ತದೆ. ಹ. ಮೂಸಾ(ಅ) ಸೀನಾಯ್ ಪರ್ಯಾಯ ದ್ವೀಪದ ದಕ್ಷಿಣ ಭಾಗದಿಂದ ಸಾಗುತ್ತಿದ್ದರು. ದೂರದಿಂದ ಬೆಂಕಿಯನ್ನು ಕಂಡು ಅವರು ಅಲ್ಲಿ ಸ್ವಲ್ಪ ಬೆಂಕಿ ದೊರೆಯಬಹುದು ಮತ್ತು ಮಕ್ಕಳನ್ನು ರಾತ್ರಿ ಪೂರ್ತಿ ಬೆಚ್ಚಗಿರಿಸುವ ಏರ್ಪಾಟಾಗುವುದು. ಇಲ್ಲವೇ ಕನಿಷ್ಠಪಕ್ಷ ಮುಂದಿನ ದಾರಿಯಾದರೂ ತಿಳಿಯುವುದು ಎಂದು ಅವರು ಭಾವಿಸಿದರು. ಅವರು ಭಾವಿಸಿದ್ದು ಲೋಕದ ಮಾರ್ಗದ ಕುರಿತು. ಆದರೆ ಅಲ್ಲಿ ಅವರಿಗೆ ಪರಲೋಕದ ಮಾರ್ಗ ಲಭ್ಯವಾಯಿತು.</p>	

16. ಆದುದರಿಂದ ಅದರ ಮೇಲೆ ವಿಶ್ವಾಸವಿರಿಸದವನು ಮತ್ತು ತನ್ನ ಸ್ವೇಚ್ಛೆಗಳ ದಾಸನಾಗಿ ಬಿಟ್ಟವನು ನಿಮ್ಮನ್ನು ಆ ಘಳಿಗೆಯ ಚಿಂತೆಯಿಂದ ತಡೆಯದಿರಲಿ. ಅನ್ಯಥಾ ನೀವು ವಿನಾಶದಲ್ಲಿ ಬೀಳುವಿರಿ-

فَلَا يَصُدُّكَ عَنْهَا مَنْ لَآ يُؤْمِنُ بِهَا
وَآتَبَعَهُ هُوَهُ فَتَرَدَى ⑩

17. ಮತ್ತು ಓ ಮೂಸಾ, ನಿಮ್ಮ ಬಲಗೈಯಲ್ಲಿರುವುದೇನು?"

وَمَا تِلْكَ بِيَمِينِكَ يَا مُوسَى ⑪

18. ಮೂಸಾ (ಹೀಗೆ) ಉತ್ತರ ಕೊಟ್ಟರು- "ಇದು ನನ್ನ ಲಾಠಿ. ನಾನು ಇದನ್ನು ಊರಿಕೊಂಡು ನಡೆಯುತ್ತೇನೆ. ಇದರಿಂದ ಆಡುಗಳಿಗಾಗಿ ಎಲೆಗಳನ್ನು ರ್ಪುಡಿಸುತ್ತೇನೆ. ಇದರಿಂದ ನಾನು ಇನ್ನೂ ಅನೇಕ ಪ್ರಯೋಜನಗಳನ್ನು ಪಡೆಯುತ್ತೇನೆ."

قَالَ هِيَ عَصَايَ أَتَوَكَّؤُا عَلَيْهَا وَأُشْرِيقُ
بِهَا عَلَى عَنِي وَيَ فِيهَا مَآرِبٌ أُخْرَى ⑫

19. ಆಗ, "ಓ ಮೂಸಾ, ಅದನ್ನು ಎಸೆದು ಬಿಡಿರಿ" ಎಂದನು.

قَالَ أَلْقَهَا يَا مُوسَى ⑬

20. ಅವರು ಎಸೆದು ಬಿಟ್ಟರು -ಹಠಾತ್ತನೆ ಅದೊಂದು ಓಡುತ್ತಿರುವ ಹಾವಾಗಿತ್ತು.

فَآلَقَهَا فَآذَاهُ حَيَّهٖ تَسْعَى ⑭

21. "ಅದನ್ನು ಹಿಡಿದು ಕೊಳ್ಳಿರಿ. ಹೆದರಬೇಡಿರಿ. ನಾವು ಅದನ್ನು ಪೂರ್ವಸ್ಥಿತಿಗೇ ತರುವೆವು.

قَالَ خُذْهَا وَلَا تَخَفْ ۗ سَنُعِيدُهَا
سِيرَتَهَا لَكَ ⑮

22. ನಿಮ್ಮ ಕೈಯನ್ನು ಬಗಲಿನಲ್ಲಿಡಿರಿ. ಏನೊಂದೂ ಪ್ರಯಾಸವಿಲ್ಲದೆ ಹೊಳೆಯುತ್ತ ಹೊರಬರುವುದು. 'ಇದು ಎರಡನೆಯ ನಿದರ್ಶನ.

وَاضْمُرْ يَدَكَ إِلَىٰ جَنَاحِكَ تَخْرُجْ
بَيْضَاءَ مِّنْ غَيْرِ سُوءٍ ۗ آيَةً أُخْرَى ⑯

23. ಏಕೆಂದರೆ ನಾವು ನಿಮಗೆ ನಮ್ಮ ದೊಡ್ಡ ನಿದರ್ಶನಗಳನ್ನು ತೋರಿಸುವವರಿದ್ದೇವೆ.

لِنُرِيكَ مِنْ آيَاتِنَا الْكُبْرَى ⑰

24. ಇನ್ನು ನೀವು ಫಿರಾಠಿನ ಬಳಿಗೆ ಹೋಗಿರಿ. ಅವನು ಅತಿಕ್ರಮಿಯಾಗಿದ್ದಾನೆ" ಎನ್ನಲಾಯಿತು.

إِذْ هَبْ إِلَىٰ فِرْعَوْنَ إِنَّهُ طَغَى ⑱

25. ಮೂಸಾ (ಹೀಗೆ) ಹೇಳಿದರು- "ಓ ನನ್ನ ಪ್ರಭೂ, ನನ್ನ ಹೃದಯವನ್ನು ವಿಶಾಲಗೊಳಿಸು-

قَالَ رَبِّ اشْرَحْ لِي صَدْرِي ⑲

26. ನನ್ನ ಕಾರ್ಯವನ್ನು ನನಗೆ ಸುಲಭಗೊಳಿಸು-

وَيَسِّرْ لِي أَمْرِي ⑳

27-28. ಜನರು ನನ್ನ ಮಾತನ್ನು ತಿಳಿಯುವಂತಾಗಲು ನನ್ನ ನಾಲಗೆಯ ತೊಡಕನ್ನು ನೀಗಿಸು-

وَاحْلُلْ عُقْدَةً مِّنْ لِّسَانِي ㉑
يَفْقَهُوا قَوْلِي ㉒

4. ಅರ್ಥಾತ್- ಅದು ಸೂರ್ಯನಂತೆ ಪ್ರಜ್ವಲಿಸುವುದು. ಆದರೆ ಅದರಿಂದ ನಿಮಗೇನೂ ತೊಂದರೆಯಾಗಲಾರದು.

29. ಮತ್ತು ನನಗಾಗಿ ನನ್ನದೇ ಕುಟುಂಬದಿಂದ ಒಬ್ಬ ಮಂತ್ರಿಯನ್ನು ನೇಮಿಸು.

وَاجْعَلْ لِي وَزِيرًا مِّنْ أَهْلِي ۖ

30-35. ನಾವು ನಿನ್ನ ಪಾವಿತ್ರವನ್ನು ಬಹಳವಾಗಿ ಕೊಂಡಾಡಲು ಹಾಗೂ ಬಹಳವಾಗಿ ನಿನ್ನನ್ನು ಪ್ರಸ್ತಾಪಿಸಲು ನನ್ನ ಸಹೋದರ ರಾಗಿರುವ ಹಾರೂನರ ಮೂಲಕ ನನ್ನ ಕೈ ಬಲಪಡಿಸು ಮತ್ತು ಅವರನ್ನು ನನ್ನ ಕೆಲಸದಲ್ಲಿ ಸಹಭಾಗಿಯಾಗಿ ಮಾಡು. ನೀನು ಸದಾ ನಮ್ಮ ವೀಕ್ಷಕನಾಗಿರುತ್ತೀ."

هُرُونَ أَخِي ۖ أَشَدُّ بِهِ أَرْزَىٰ ۖ

وَاشْرِكْهُ فِي أَمْرِي ۖ

كَيْ تُسَبِّحَكَ كَثِيرًا ۖ وَنَدُّكَ

كَثِيرًا ۖ إِنَّكَ كُنْتَ بِنَا بَصِيرًا ۖ

36. ಆಗ (ಹೀಗೆ) ಹೇಳಲಾಯಿತು, "ಓ ಮೂಸಾ, ನೀವು ಕೇಳಿ ಕೊಂಡದ್ದನ್ನು ನಿಮಗೆ ಕೊಡಲಾಗಿದೆ.

قَالَ قَدْ أُوتِيتَ سُؤْلَكَ يَا مُوسَىٰ ۗ

37. ನಾವು ಇನ್ನೊಮ್ಮೆ ನಿಮ್ಮ ಮೇಲೆ ಅನುಗ್ರಹ ತೋರಿದೆವು.

وَلَقَدْ مَنَنَّا عَلَيْكَ مَرَّةً أُخْرَىٰ ۖ

38. ನಾವು ನಿಮ್ಮ ತಾಯಿಗೆ ಸೂಚನೆಕೊಟ್ಟ ಸಂದರ್ಭವನ್ನೂ ಸ್ಮರಿಸಿರಿ. ಇಂತಹ ಸೂಚನೆಯನ್ನು 'ದಿವ್ಯವಾಣಿ'ಯ ಮುಖಾಂತರವೇ ಕೊಡಲಾಗುತ್ತದೆ."

إِذْ أَوْحَيْنَا إِلَىٰ أُمِّكَ مَا يُوحَىٰ ۖ

39. "ಈ ಮಗುವನ್ನು ಪೆಟ್ಟಿಗೆಯೊಳಗೆ ಇರಿಸಿ ಬಿಡು. ಪೆಟ್ಟಿಗೆಯನ್ನು ನದಿಯಲ್ಲಿ ಬಿಟ್ಟು ಬಿಡು. ನದಿಯು ಅದನ್ನು ದಡಕ್ಕೆ ಎಸೆದು ಬಿಡುವುದು ಮತ್ತು ಅದನ್ನು ನನ್ನ ಶತ್ರು ಹಾಗೂ ಈ ಮಗುವಿನ ಶತ್ರು ಎತ್ತಿಕೊಳ್ಳುವನು" (ಎಂಬ ಸೂಚನೆ). ನಾನು ನನ್ನ ಕಡೆಯಿಂದ ನಿಮ್ಮ ಮೇಲೆ ಅನುರಾಗವನ್ನು ಆವರಿಸಿ ಬಿಟ್ಟೆನು ಮತ್ತು ನನ್ನ ಮೇಲೋಟದಲ್ಲೇ ನಿಮ್ಮ ಪೋಷಣೆಯ ವ್ಯವಸ್ಥೆ ಮಾಡಿದೆನು.

أَنِ اقْنِ فِيهِ فِي التَّابُوتِ فَاقْنِ فِيهِ

فِي الْيَمِّ فَلْيُلْقِهِ الْيَمُّ بِالسَّاحِلِ يَأْخُذْهُ

عَدُوُّوِي وَعَدُوُّ لَهٗ ۖ وَالْقَيْتُ عَلَيْكَ

مَحَبَّةٌ مِّمِّي ۖ وَلِنُصْنَعَ عَلَىٰ

عَيْنِي ۖ

40. ನಿಮ್ಮ ಸಹೋದರಿ ನಡೆಯುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ. ಅವಳು ಹೋಗಿ, "ಈ ಶಿಶುವನ್ನು ಅತ್ಯುತ್ತಮ ರೀತಿಯಿಂದ ಪಾಲನೆ ಪೋಷಣೆ ಮಾಡಬಲ್ಲವಳನ್ನು ನಿಮಗೆ ತೋರಿಸಿಕೊಡಲೇ?" ಎಂದು ಹೇಳುತ್ತಾಳೆ.⁵ ಹೀಗೆ ನಿಮ್ಮ ತಾಯಿಯ ಕಣ್ಣಿನಿಯುವಂತಾ ಗಲು ಹಾಗೂ ಅವಳು ದುಃಖಿತಳಾಗದಂತಾಗಲು ನಾವು ನಿಮ್ಮನ್ನು ಪುನಃ ನಿಮ್ಮ ತಾಯಿಯ ಬಳಿಗೆ ತಲುಪಿಸಿ ಬಿಟ್ಟೆವು ಮತ್ತು (ಇದನ್ನೂ ಸ್ಮರಿಸಿರಿ) ನೀವು ಒಬ್ಬನನ್ನು ವಧಿಸಿ ಬಿಟ್ಟಿದ್ದೀರಿ. ನಾವು

إِذْ تَمْشِي أُخْتُكَ فَتَقُولُ هَلْ أَدُلُّكُمْ

عَلَىٰ مَن يَكْفُلُهُ ۖ فَرَجَعْنَاكَ إِلَىٰ أُمِّكَ كَيْ

تَقْرَرَّ عَيْنُهَا وَلَا تَحْزَنَ ۗ وَكَتَلَتْ

نَفْسًا فَتَجْبِيَنَّكَ مِنَ الْعِمْرِ ۖ فَتَتَّكَ

فُؤُوكَا ۗ فَلَيْتَ سِنِينَ ۖ فِي أَهْلِ

5. ಅರ್ಥಾತ್- ಆಕೆ ನದಿ ತೀರದಲ್ಲಿ ಬುಟ್ಟಿಯ ಜತೆಗೇ ನಡೆಯುತ್ತಿದ್ದಳು. ಅನಂತರ ಫಿರಾ಼ನನ ಮನೆಯವರು ಮಗುವನ್ನು ಎತ್ತಿಕೊಂಡಾಗ ಅವರಿಗೆ ದಾದಿಯ ಅವಶ್ಯಕತೆ ತಲೆದೋರಿತು. ಆಗ ಮೂಸಾರ(ಅ) ಸಹೋದರಿ ಅವರೊಡನೆ ಹೀಗೆ ಹೇಳಿದಳು.

<p>ನಿಮ್ಮನ್ನು ಈ ತೊಂದರೆಯಿಂದ ಪಾರುಗೊಳಿಸಿದವು ಮತ್ತು ನಿಮ್ಮನ್ನು ವಿವಿಧ ಪರೀಕ್ಷಣಗಳಿಂದ ಪಾರುಗಾಣಿಸಿದವು ಮತ್ತು ನೀವು ಮದಯನಿನವರ ಚೊತೆ ಅನೇಕ ವರ್ಷ ವಾಸಿಸಿದಿರಿ. ಅನಂತರ ನೀವೀಗ ಸಕಾಲದಲ್ಲಿ ಬಂದಿರುವಿರಿ.</p>	<p>مَدِينٍ لَّكُمْ جِئْتُمْ عَلَىٰ قَدَرٍ يُؤْتِي ۝</p>
<p>41. ಓ ಮೂಸಾ, "ನಾನು ನಿಮ್ಮನ್ನು ನನ್ನ ಕಾರ್ಯಕ್ಕಾಗಿ ಆಯ್ದು ಕೊಂಡಿರುತ್ತೇನೆ.</p>	<p>وَاصْطَنَعْتُكَ لِنَفْسِي ۝</p>
<p>42. ನೀವು ಮತ್ತು ನಿಮ್ಮ ಸಹೋದರ ನನ್ನ ನಿದರ್ಶನಗಳ ಸಹಿತ ಹೋಗಿರಿ ಮತ್ತು ನೀವು ನನ್ನ ಸ್ಮರಣೆಯಲ್ಲಿ ಲೋಪ ಮಾಡಬೇಡಿರಿ.</p>	<p>أَذْهَبَ أَنْتَ وَأَخُوكَ بِآيَاتِي وَلَا تَنِيأُنِي ذِكْرِي ۝</p>
<p>43. ನೀವಿಬ್ಬರೂ ಫಿರಾಒನಿನ ಬಳಿಗೆ ಹೋಗಿರಿ. ಅವನು ವಿದ್ರೋಹಿಯಾಗಿ ಬಿಟ್ಟಿದ್ದಾನೆ.</p>	<p>أَذْهَبَا إِلَىٰ فِرْعَوْنَ إِنَّهُ طَغَىٰ ۝</p>
<p>44. ಅವನೊಡನೆ ನಯವಾಗಿ ಮಾತನಾಡಿರಿ. ಅವನು ಉಪದೇಶ ಸ್ವೀಕರಿಸಬಹುದು ಅಥವಾ ಭಯಪಡಬಹುದು."</p>	<p>فَقُولَا لَهُ قَوْلًا لَّيِّنًا لَّعَلَّهُ يَتَذَكَّرُ أَوْ يَخْشَىٰ ۝</p>
<p>45. ಇಬ್ಬರೂ ಇಂತೆಂದರು, "ಓ ನಮ್ಮ ಪ್ರಭೂ, ಅವನು ನಮ್ಮ ಮೇಲೆ ಅತಿರೇಕವೆಸಗಬಹುದು. ನಮ್ಮ ಮೇಲೆ ಮುಗಿಬೀಳಬಹುದೆಂಬ ಆತಂಕ ನಮಗಿದೆ."</p>	<p>قَالَا رَبَّنَا إِنَّا نَخَافُ أَنْ يُفْرِطَ عَلَيْنَا أَوْ أَنْ يَطْغَىٰ ۝</p>
<p>46. ಆಗ, "ಹೆದರಬೇಡಿರಿ, ನಾನು ನಿಮ್ಮ ಸಂಗಡವಿದ್ದೇನೆ. ಎಲ್ಲವನ್ನೂ ಆಲಿಸುತ್ತಿದ್ದೇನೆ ಮತ್ತು ವೀಕ್ಷಿಸುತ್ತಿದ್ದೇನೆ.</p>	<p>قَالَ لَا تَخَافَا إِنِّي مَعَكُمْ أَسْمَعُ وَأَرَىٰ ۝</p>
<p>47. ಅವನ ಬಳಿಗೆ ಹೋಗಿರಿ ಮತ್ತು ನಾವು ನಿನ್ನ ಪ್ರಭುವಿನ ಕಡೆಯಿಂದ ಕಳುಹಿಸಲ್ಪಟ್ಟವರು. ಬನೀಇಸ್ರಾಒಲರನ್ನು ನಮ್ಮ ಸಂಗಡ ಕಳುಹಿಸಿ ಬಿಡು, ಅವರಿಗೆ ಕಾಟ ಕೊಡಬೇಡ. ನಾವು ನಿನ್ನ ಬಳಿಗೆ ನಿನ್ನ ಪ್ರಭುವಿನ ನಿದರ್ಶನವನ್ನು ತಂದಿರುತ್ತೇವೆ ಮತ್ತು ಸನ್ಮಾರ್ಗವನ್ನನುಸರಿಸುವವನಿಗೆ ರಕ್ಷಣೆಯಿದೆ.</p>	<p>فَأْتِيهِ فَفُؤَلَا إِنَّا رَسُولُ رَبِّكَ فَأَرْسِلْ مَعَنَا بَنِي إِسْرَائِيلَ وَلَا تَعَذِّبْهُمْ قَدْ جِئْنَاكَ بِآيَةٍ مِّنْ رَبِّكَ وَالسَّلَامُ عَلَىٰ مَنِ اتَّبَعَ الْهُدَىٰ ۝</p>
<p>48. ಸುಳ್ಳಾಗಿಸುವವನಿಗೂ ವಿಮುಖನಾದವನಿಗೂ ಯಾತನೆ ಇದೆಯೆಂದು ನಮಗೆ 'ದಿವ್ಯವಾಣಿ'ಯ ಮೂಲಕ ತಿಳಿಸಿಕೊಡಲಾಗಿದೆ ಎಂದು ಹೇಳಿರಿ" ಎಂದು ಅಲ್ಲಾಹನು ಹೇಳಿದನು.</p>	<p>إِنَّا قَدْ أُوحِيَ إِلَيْنَا أَنَّ الْعَذَابَ عَلَىٰ مَنْ كَذَّبَ وَتَوَلَّىٰ ۝</p>
<p>6. ಇದು ಮೂಸಾ(ಅ) ಈಜಿಪ್ಟಿಗೆ ತಲುಪಿದಾಗಿನ ವೃತ್ತಾಂತ. ಹ. ಹಾರೂನ್(ಅ) ಆಗ ಅವರ ಜೊತೆಗಾರರಾಗಿ ಮಾರ್ಪಟ್ಟಿದ್ದರು. ಆಗ ಫಿರಾಒನಿನ ಬಳಿ ಹೋಗುವುದಕ್ಕಿಂತ ಮೊದಲು ಇಬ್ಬರೂ ಹೀಗೆ ಅಲ್ಲಾಹನೊಡನೆ ಪ್ರಾರ್ಥಿಸಿರಬಹುದು.</p>	

49. ಆಗ ಫಿರ್‌ಔನ್ ಇಂತೆಂದನು: "ಸರಿ, ಹಾಗಾದರೆ ನಿಮ್ಮಿಬ್ಬರ ಪ್ರಭು ಯಾರು ಮೂಸಾ?"

قَالَ فَمَنْ رَبُّكُمَا يُرْسِي ۝٤٩

50. ಮೂಸಾ ಉತ್ತರವಿತ್ತರು, "ಪ್ರತಿಯೊಂದು ವಸ್ತುವಿಗೆ ಅದರ ಆಕೃತಿ ಪ್ರದಾನ ಮಾಡಿ ಆ ಬಳಿಕ ಅದಕ್ಕೆ ದಾರಿ ತೋರಿದವನೇ ನಮ್ಮ ಪ್ರಭು."

قَالَ رَبُّنَا الَّذِي أَعْطَى كُلَّ شَيْءٍ حَلْفَهُ ثُمَّ هَدَى ۝٥٠

51. ಫಿರ್‌ಔನ್ ಹೇಳಿದನು- "ಹಾಗಾದರೆ ಗತ ಪೀಳಿಗೆಗಳ ಸ್ಥಿತಿ ಏನಾಗಿತ್ತು?"

قَالَ فَمَا بَالُ الْقُرُونِ الْأُولَى ۝٥١

52. ಮೂಸಾ ಹೇಳಿದರು, "ಅದರ ಜ್ಞಾನವು ನನ್ನ ಪ್ರಭುವಿನ ಬಳಿಯಿರುವ ಒಂದು ಗ್ರಂಥದಲ್ಲಿ ಸುರಕ್ಷಿತವಾಗಿದೆ. ನನ್ನ ಪ್ರಭು ತಪ್ಪುವುದೂ ಇಲ್ಲ, ಮರೆಯುವುದೂ ಇಲ್ಲ."⁷

قَالَ عَلِمَهَا عِنْدَ رَبِّي فِي كِتَابٍ لَا يَضِلُّ رَبِّي وَلَا يَنْسَى ۝٥٢

53. "ನಿಮಗಾಗಿ ಭೂಮಿಯನ್ನು ಹಾಸಿದವನೂ ಅದರಲ್ಲಿ ನಿಮಗೆ ಸಂಚರಿಸಲು ದಾರಿಗಳನ್ನು ಮಾಡಿದವನೂ ಆಕಾಶದಿಂದ ನೀರನ್ನು ಸುರಿಸಿದವನೂ ಅನಂತರ ಅದರ ಮೂಲಕ ತರತರದ ಉತ್ಪನ್ನಗಳನ್ನು ಹೊರ ತಂದವನೂ ಅವನೇ.

الَّذِي جَعَلَ لَكُمُ الْأَرْضَ مَهْدًا وَسَوَّكَ لَكُمْ فِيهَا سُبُلًا وَأَنْزَلَ مِنَ السَّمَاءِ مَاءً فَأَخْرَجْنَا بِهِ أَشْجَارًا وَاَجَا مِنْ تَبَاتٍ شَتَّى ۝٥٣

54. ನೀವೂ ತಿನ್ನಿರಿ ಮತ್ತು ನಿಮ್ಮ ಜಾನುವಾರುಗಳನ್ನೂ ಮೇಯಿಸಿರಿ. ನಿಶ್ಚಯವಾಗಿಯೂ ಬುದ್ಧಿವಂತರಿಗೆ ಇದರಲ್ಲಿ ಅನೇಕ ನಿರ್ದರ್ಶನಗಳಿವೆ.

كُلُوا وَارْعَوْا أَنْفُسَكُمْ إِنَّ فِي ذَلِكَ لَآيَاتٍ لِّأُولِي النَّهْيِ ۝٥٤

7. ಇಲ್ಲಿಂದ ಈ ಇಬ್ಬರು ಸಹೋದರರು ಫಿರ್‌ಔನ್‌ನ ಬಳಿಗೆ ತಲಪಿದ ನಂತರದ ವೃತ್ತಾಂತ ಆರಂಭಗೊಳ್ಳುತ್ತದೆ.

8. ಅರ್ಥಾತ್- ಲೋಕದ ಪ್ರತಿಯೊಂದು ವಸ್ತುವನ್ನೂ ಅದರದೇ ಆದ ವಿಶಿಷ್ಟ ರೂಪದಲ್ಲಿ ಸೃಷ್ಟಿಸಲಾಗಿದೆ. ಅನಂತರ ಅದಕ್ಕೆ ವಿಶಿಷ್ಟ ರೂಪವನ್ನು ನೀಡಿ ಅವನು ಅದನ್ನು ಹಾಗೆಯೇ ಬಿಟ್ಟು ಬಿಟ್ಟಿಲ್ಲ. ಅವನೇ ಅದಕ್ಕೆ ಮಾರ್ಗದರ್ಶನವನ್ನೂ ನೀಡುತ್ತಾನೆ. ತನ್ನ ಪ್ರಕೃತಿಯಂತೆ ವರ್ತಿಸುವ ಮತ್ತು ತನ್ನ ಸೃಷ್ಟಿಯ ಉದ್ದೇಶವನ್ನು ಈಡೇರಿಸುವ ವಿಧಾನವನ್ನು ಅವನು ಯಾವ ಸೃಷ್ಟಿಗೂ ಕಲಿಸದೆ ಬಿಟ್ಟಿಲ್ಲ. ಕಿವಿಗೆ ಕೇಳುವುದನ್ನು, ಕಣ್ಣಿಗೆ ನೋಡುವುದನ್ನು, ಮೀನಿಗೆ ಈಜುವುದನ್ನು ಮತ್ತು ಹಕ್ಕಿಗೆ ಹಾರುವುದನ್ನು ಅವನೇ ಕಲಿಸಿದ್ದಾನೆ. ಅವನು ಪ್ರತಿಯೊಂದು ವಸ್ತುವಿನ ಸೃಷ್ಟಿಕರ್ತ- ಮಾತ್ರವಲ್ಲ, ಅದರ ಮಾರ್ಗದರ್ಶಿ ಮತ್ತು ಶಿಕ್ಷಕನೂ ಆಗಿದ್ದಾನೆ.

9. ಅರ್ಥಾತ್- ದೇವನು ಏಕೈಕನಾದ ಆ ಪ್ರಭುವೇ ಆಗಿದ್ದರೆ, ನೂರಾರು ವರ್ಷದಿಂದ ಅನೇಕ ಪೀಳಿಗೆಗಳನ್ನು ಕಳೆದ ನಮ್ಮ ತಾತ ಮುತ್ತಾತಂದಿರು ಇತರ ಅನೇಕ ಆರಾಧ್ಯರುಗಳನ್ನು ಆರಾಧಿಸುತ್ತಾ ಬಂದಿದ್ದಾರಲ್ಲವೇ? ನಿಮ್ಮ ದೃಷ್ಟಿಯಲ್ಲಿ ಅವರ ಸ್ಥಿತಿ ಹೇಗಿರುವುದು. ಅವರೆಲ್ಲರೂ ಶಿಕ್ಷೆಗೆ ಅರ್ಹರೇ? ಅವರೆಲ್ಲರ ಬುದ್ಧಿ ಮಂಕಾಗಿತ್ತೇ?

10. ಫಿರ್‌ಔನ್‌ನ ಪ್ರಶ್ನೆಯ ಉದ್ದೇಶ, ಸಭಿಕರ ಮತ್ತು ಅವರಿಂದಾಗಿ ಸಮಸ್ತ ಜನಾಂಗದವರ ಮನಸ್ಸಿನಲ್ಲಿ ಪಕ್ಕಪಾತದ ಕಿಡಿಹೊತ್ತಿಸುವುದಾಗಿತ್ತು. ಹ. ಮೂಸಾರ(ಅ) ಈ ಉತ್ತರದಿಂದ ಅವನ ವಿಷದ ಹಲ್ಲುಗಳೆಲ್ಲವೂ ಉದುರಿದಂತಾದವು. ಆ ಜನರು ಯಾವ ಸ್ಥಿತಿಯಲ್ಲಿ ಇದ್ದಿದ್ದರೂ ಈಗ ತಮ್ಮ ಕರ್ಮವನ್ನು ಮುಗಿಸಿ ಪ್ರಭುವಿನ ಬಳಿಗೆ ಹೊರಟು ಹೋಗಿದ್ದಾರೆ. ಅವರ ಪ್ರತಿಯೊಂದು ಕರ್ಮ ಮತ್ತು ಅದರ ಪ್ರೇರಣೆಗಳನ್ನು ದೇವನು ಬಲ್ಲನು. ಅವರೊಂದಿಗೆ ಯಾವ ರೀತಿ ವ್ಯವಹರಿಸಬೇಕೆಂದೂ ಅವನಿಗೆ ತಿಳಿದಿದೆ ಎಂದು ಅವರು ಹೇಳಿದ್ದರು.

11. ವಿವರಣಾ ಶೈಲಿಯಿಂದ "ಮರೆಯುವುದೂ ಇಲ್ಲ" ಎಂಬಲ್ಲಿಗೆ ಮೂಸಾರ(ಅ) ಉತ್ತರ ಕೊನೆಗೊಳ್ಳುತ್ತದೆ ಎಂದು ಸ್ಪಷ್ಟವಾಗುತ್ತದೆ. ಅಲ್ಲಿಂದ 55ನೆಯ ಸೂಕ್ತದ ತನಕದ ಉದ್ಧರಣೆಯನ್ನು ಅಲ್ಲಾಹನು ವಿವರಣೆ ಮತ್ತು ಉದ್ಘೋಷದ ಉದ್ದೇಶದಿಂದ ನೀಡಿದ್ದಾನೆ.

55. ಇದೇ ಮಣ್ಣಿನಿಂದ ನಾವು ನಿಮ್ಮನ್ನು ಸೃಷ್ಟಿಸಿರುತ್ತೇವೆ. ಇದರೊಳಕ್ಕೆ ನಿಮ್ಮನ್ನು ಮರಳಿ ಒಯ್ಯುವೆವು ಮತ್ತು ಇದರಿಂದಲೇ ನಾವು ನಿಮ್ಮನ್ನು ಪುನಃ ಹೊರತರುವೆವು.
- مِمَّهَا خَلَقْنَاكُمْ وَ فِيهَا نُعِيدُكُمْ وَمِنْهَا نُخْرِجُكُمْ تَارَةً أُخْرَى ﴿٥٥﴾
56. ನಾವು ಫಿರ್‌ಔನಿನಿಗೆ ನಮ್ಮ ಎಲ್ಲ ನಿದರ್ಶನಗಳನ್ನೂ ತೋರಿಸಿದೆವು. ಆದರೆ ಅವನು ಸುಳ್ಳಾಗಿಸುತ್ತಲೇ ಹೋದನು ಮತ್ತು ನಿರಾಕರಿಸಿದನು.
- وَلَقَدْ آرَيْنَاهُ آيَاتِنَا كُلَّهَا فَكَذَّبَ وَأَبَى ﴿٥٦﴾
57. ಅವನು ಹೀಗೆಂದನು- "ಓ ಮೂಸಾ, ನೀನು ನಿನ್ನ ಜಾದೂವಿನ ಬಲದಿಂದ ನಮ್ಮನ್ನು ನಮ್ಮ ದೇಶದಿಂದ ಹೊರಕ್ಕೆಟ್ಟುಲಿಕ್ಕಾಗಿ ಬಂದಿರುವೆಯೋ?"
- قَالَ أَجِئْتَنَا لِتُخْرِجَنَا مِنْ أَرْضِنَا بِسِحْرِكَ يَا مُوسَى ﴿٥٧﴾
58. ಸರಿ, ನಾವೂ ನಿನಗೆದುರು ಅಂತಹದೇ ಜಾದೂವನ್ನು ತರುತ್ತೇವೆ. ಸ್ಪರ್ಧೆ ಎಲ್ಲಿ ಮತ್ತು ಯಾವಾಗ ನಡೆಯಬೇಕೆಂದು ನಿರ್ಧರಿಸಿಕೋ. ನಾವಾಗಲಿ, ನೀನಾಗಲಿ ಈ ಕರಾರನ್ನು ಉಲ್ಲಂಘಿಸಬಾರದು. ಬಹಿರಂಗ ಬಯಲಲ್ಲಿ ಮುಂದೆ ಬಾ."
- فَلَمَّا تَبَيَّنَكَ بِسِحْرٍ مِّثْلِهِ فَأَجْعَلُ بَيْنَنَا وَبَيْنَكَ مَوْعِدًا إِلَّا نُخْلِفُهُ نَحْنُ وَكَأَنْتَ مَكَانًا سُوًى ﴿٥٨﴾
59. ಮೂಸಾ ಹೇಳಿದರು, "ಉತ್ಸವದ ದಿನವು ಸ್ಪರ್ಧೆಗೆ ನಿಶ್ಚಯವಾಯಿತು ಮತ್ತು ಹೊತ್ತೇರಿದಾಗ ಜನರು ಒಟ್ಟು ಸೇರಲಿ."¹²
- قَالَ مَوْعِدُكُمْ يَوْمَ الزَّمِينَةِ وَإِنْ يُؤَخِّرَ النَّاسُ ضَعْفَى ﴿٥٩﴾
60. ಫಿರ್‌ಔನನು ಮರಳಿ ತನ್ನ ಎಲ್ಲ ತಂತ್ರಗಳನ್ನು ಒಟ್ಟುಗೂಡಿಸಿದನು ಮತ್ತು ಸ್ಪರ್ಧೆಗೆ ಬಂದು ಬಿಟ್ಟನು.
- فَتَوَلَّى فِرْعَوْنُ فَجَمَعَ كَيْدَهُ ثُمَّ أَتَى ﴿٦٠﴾
61. ಮೂಸಾರು (ತಕ್ಕ ಸಮಯದಲ್ಲಿ ವಿರೋಧಿ ಪಂಗಡವನ್ನು ಕರೆದು) ಇಂತೆಂದರು "ಹತಭಾಗಿಗಳೇ, ಅಲ್ಲಾಹನ ಮೇಲೆ ಸುಳ್ಳಾ ರೋಪಗಳನ್ನು ಹೊರಿಸಬೇಡಿರಿ.¹³ ಅನ್ಯಥಾ ಅವನೊಂದು ಘೋರ ಯಾತನೆಯ ಮೂಲಕ ನಿಮ್ಮನ್ನು ಸರ್ವನಾಶಗೊಳಿಸಿ ಬಿಡುವನು. ಮಿಥ್ಯಾರೋಪವನ್ನು ಯಾರೇ ಹೊರಿಸಲಿ, ಅವನು ಭಗ್ನಾಶ ನಾದನು."
- قَالَ لَهُمْ مُوسَى وَيَلَكُمْ لَا تَفْتَرُوا عَلَيَّ اللَّهُ كَذِبًا فَيُسْحِتَكُمْ بِعَذَابٍ ۗ وَقَدْ خَابَ مَنِ افْتَرَى ﴿٦١﴾
12. ಒಮ್ಮೆ ಜಾದೂಗಾರರ ಮೂಲಕ ಲಾಠಿ ಮತ್ತು ಹಗ್ಗವನ್ನು ಸರ್ಪವನ್ನಾಗಿ ಮಾಡಿ ತೋರಿಸಿದರೆ ಮೂಸಾರ(ಅ) ಪವಾಡದಿಂದ ಜನರ ಮೇಲೆ ಆಗಿರುವ ಪ್ರಭಾವ ದೂರವಾಗುವುದು ಎಂಬುದು ಫಿರ್‌ಔನನ ಉದ್ದೇಶವಾಗಿತ್ತು. ಇದು ಮೂಸಾರ(ಅ) ಸ್ವತಃ ಬಯಸಿದ್ದೇ ಆಗಿತ್ತು. ಅದಕ್ಕಾಗಿ ಪ್ರತ್ಯೇಕ ದಿನ ಮತ್ತು ಸ್ಥಳವನ್ನು ಗೊತ್ತುಪಡಿಸಬೇಕಾಗಿಲ್ಲ. ದೇಶದ ಜನರೆಲ್ಲರೂ ರಾಜಧಾನಿಗೆ ಒತ್ತರಿಸಿ ಬರುವ ಹಬ್ಬದ ದಿನ ಸಮೀಪವಿದೆ. ಆಗ ಜಾತ್ರೆಯ ಬಯಲಿನಲ್ಲೇ ಸ್ಪರ್ಧೆ ನಡೆಯಲಿ. ಜನಾಂಗದ ಜನರೆಲ್ಲರೂ ನೋಡುವಂತಾಗಲಿ. ಅಲ್ಲದೇ ಅದು ಹಗಲು ಹೊತ್ತಿನಲ್ಲಾಗಿರಬೇಕು. ಏಕೆಂದರೆ ಯಾರಿಗೂ ಸಂಶಯಕ್ಕೆ ಆಸ್ಪದವಿರಕೂಡದು ಎಂದು ಅವರು ಹೇಳಿದ್ದರು.
13. ಅರ್ಥಾತ್- ಈ ಪವಾಡವನ್ನು ಜಾದೂವೆನ್ನದಿರಿ. ಅಂತೆಯೇ ಅದನ್ನು ಪ್ರದರ್ಶಿಸುತ್ತಿರುವ ಪ್ರವಾದಿಯನ್ನು ಸುಳ್ಳನಾದ ಜಾದೂಗಾರನೆಂದೂ ಹೇಳದಿರಿ.

62. ಇದನ್ನು ಕೇಳಿದಾಗ ಅವರೊಳಗೆ ಭಿನ್ನಾಭಿಪ್ರಾಯ ಉಂಟಾಯಿತು ಮತ್ತು ಅವರು ರಹಸ್ಯವಾಗಿ ಪರಸ್ಪರ ಸಮಾಲೋಚಿಸಲಾರಂಭಿಸಿದರು.¹⁴

فَتَنَّا زَعْرًا أَمْرَهُمْ بَيْنَهُمْ وَأَسْرًا النَّجْوَى ﴿١٤﴾

63. ಕೊನೆಗೆ ಕೆಲವರು (ಹೀಗೆ) ಹೇಳಿದರು: "ಇವರಿಬ್ಬರೂ ಕೇವಲ ಜಾದೂಗಾರರು. ಇವರ ಉದ್ದೇಶವು ತಮ್ಮ ಜಾದೂವಿನ ಬಲದಿಂದ ನಿಮ್ಮನ್ನು ನಿಮ್ಮ ನಾಡಿನಿಂದ ಹೊರಹಾಕುವುದು ಮತ್ತು ಆದರ್ಶಪ್ರಾಯವಾದ ನಿಮ್ಮ ಜೀವನ ಕ್ರಮವನ್ನು ಕೊನೆಗೊಳಿಸಿ ಬಿಡುವುದಾಗಿದೆ.

قَالُوا إِنَّ هَٰذَيْنِ سَٰجِدُونَ يُرِيدُونَ أَن يُخْرِجُكُم مِّنْ أَرْضِكُمْ بِسِحْرِهِمَا وَيَذْهَبَا بِطَرِيقَتِكُمُ الْمُثَلَّى ﴿١٥﴾

64. ಆದುದರಿಂದ ನಿಮ್ಮ ಸಕಲ ತಂತ್ರಗಳನ್ನೂ ಇಂದು ಒಟ್ಟು ಗೂಡಿಸಿಕೊಳ್ಳಿರಿ ಮತ್ತು ಒಂದಾಗಿ ರಂಗಕ್ಕೆ ಇಳಿದು ಬಿಡಿರಿ. ಇಂದು ಯಾರ ಕೈ ಮೇಲಾಗುವುದೋ ಅವನೇ ವಿಜಯಿಯಾಗುವನೆಂದು ತಿಳಿದುಕೊಳ್ಳಿರಿ."

فَأَجْبِعُوا كَيْدَكُمْ ثُمَّ اتُّخِفُوا صِفَاءً وَقَدْ أَفْلَحَ الْيَوْمَ مَنِ اسْتَعْلَى ﴿١٤﴾

65. "ಮೂಸಾ, ನೀವು ಮೊದಲು ಎಸೆಯುತ್ತೀರೋ ಅಥವಾ ನಾವು ಎಸೆಯಬೇಕೋ?" ಎಂದು ಜಾದೂಗಾರರು ಕೇಳಿದರು.

قَالُوا أَيُّمْرِئَيْنِي إِمَّا أَنْ نُّثَقِّبَ وَإِمَّا أَنْ نَكُونَ أَوَّلَ مَنْ أَلْقَى ﴿١٥﴾

66. ಆಗ ಮೂಸಾ, "ಇಲ್ಲ ನೀವೇ ಎಸೆಯಿರಿ" ಎಂದರು. ಹಠಾತ್ತನೆ ಅವರ ಹಗ್ಗಗಳೂ ಅವರ ಲಾಠಿಗಳೂ ಅವರ ಇಂದ್ರಜಾಲದ ಬಲದಿಂದ ಓಡುತ್ತಿರುವಂತೆ ಮೂಸಾರಿಗೆ ಭಾಸವಾಯಿತು.

قَالَ بَلَىٰ أَلْقُوا فَإِذَا حِجَابٌ لَّهُمْ وَعَصِيُّهُمْ يُخَيَّلُ إِلَيْهِ مِنْ سِحْرِهِمْ أَنَّهَا تَسْعَى ﴿١٦﴾

67. ಮತ್ತು ಮೂಸಾ ತನ್ನ ಮನದೊಳಗೇ ಹೆದರಿದರು.¹⁵

فَأَوْجَسَ فِي نَفْسِهِ خِيفَةً مُّوسَى ﴿١٧﴾

14. ಮನದೊಳಗೆ ಅವರು ತಮ್ಮ ದೌರ್ಬಲ್ಯವನ್ನು ಸ್ವತಃ ಅರಿತಿದ್ದರು ಎಂದು ಇದರಿಂದ ವ್ಯಕ್ತವಾಗುತ್ತದೆ. ಮೂಸಾರು(ಅ) ಫಿರಾಫಿನನ ಆಸ್ಥಾನದಲ್ಲಿ ತೋರಿಸಿದ್ದಲ್ಲವೂ ಜಾದೂವಾಗಿರಲಿಲ್ಲ ಎಂದು ಅವರಿಗೆ ತಿಳಿದಿತ್ತು. ಸ್ಪರ್ಧೆಗೆ ಬರುವಾಗಲೇ ಅವರು ಭಯ ಮತ್ತು ಸಂಕೋಚದೊಂದಿಗೆ ಬಂದಿದ್ದರು. ಅದೇ ವೇಳೆ ಮೂಸಾ(ಅ) ಅವರನ್ನು ಹೋರಾಟಕ್ಕೆ ಕರೆದು ಎಚ್ಚರಿಸಿದಾಗ ಅವರ ವಿಶ್ವಾಸದಾರ್ಥ್ಯತೆ ಕುಸಿಯಿತು. ಈ ಮಹಾ ಹಬ್ಬದ ದಿನದಂದು ಸಮಸ್ತ ದೇಶದ ಜನರೆಲ್ಲರೂ ಸೇರಿರುವಾಗ ತೆರೆದ ಬಯಲಿನಲ್ಲಿ ಹಗಲು ಹೊತ್ತಿನಲ್ಲಿ ಈ ಸ್ಪರ್ಧೆ ನಡೆಸುವುದು ಸರಿಯೇ-ತಪ್ಪೇ ಎಂಬ ಬಗ್ಗೆ ಅವರಲ್ಲಿ ಭಿನ್ನಾಭಿಪ್ರಾಯ ಉಂಟಾಗಿರಬಹುದು. ಇಲ್ಲಿ ಒಂದು ವೇಳೆ ನಾವು ಸೋಲನುಭವಿಸಿದರೆ ಮತ್ತು ಜಾದೂ ಹಾಗೂ ಪವಾಡದ ನಡುವಿನ ಅಂತರ ಎಲ್ಲರ ಮುಂದೆ ಅನಾವರಣಗೊಂಡರೆ ಪರಿಸ್ಥಿತಿ ಕೈವಿಾರಿ ಹೋಗುವುದು ಎಂಬುದು ಅವರ ಅಭಿಪ್ರಾಯವಾಗಿತ್ತು.

15. ಅರ್ಥಾತ್- ಮೂಸಾರು(ಅ) ಬಾಯಿಯಿಂದ 'ಎಸೆಯಿರಿ' ಎಂಬ ಶಬ್ದ ಹೊರಟ ಕೂಡಲೇ ಜಾದೂಗಾರರು ತಟ್ಟನೆ ತಮ್ಮ ಲಾಠಿಗಳನ್ನೂ ಹಗ್ಗಗಳನ್ನೂ ಅವರಡೆಗೆ ಎಸೆದು ಬಿಟ್ಟರು. ಹಠಾತ್ತನೆ ನೂರಾರು ಸರ್ಪಗಳು ಅವರಡೆಗೆ ಧಾವಿಸುತ್ತಿರುವಂತೆ ಒಮ್ಮೆಗೆ ಅವರಿಗೆ ಭಾಸವಾಯಿತು. ಈ ದೃಶ್ಯದಿಂದಾಗಿ ತಟ್ಟನೆ ಹ. ಮೂಸಾರು(ಅ) ಮನಸ್ಸಿನಲ್ಲಿ ಭಯ ಮೂಡಿದ್ದರೆ ಆಶ್ಚರ್ಯವಿಲ್ಲ. ಏಕೆಂದರೆ ಮಾನವ

68. ಆಗ ನಾವು, "ಹೆದರಬೇಡಿರಿ, ನೀವೇ ವಿಜಯಿಯಾಗುವಿರಿ.

قُلْنَا لَا تَخَفُ إِنَّا أَنْتَ الْأَعْلَى ٧٠

69. ನಿಮ್ಮ ಬಲ ಕೈಯಲ್ಲಿರುವುದನ್ನು ಎಸೆದು ಬಿಡಿರಿ. ಈಗಲೇ ಅದು ಅವರ ಕೃತಕ ವಸ್ತುಗಳನ್ನೆಲ್ಲ ನುಂಗಿ ಬಿಡುವುದು. ಅವರು ಮಾಡಿ ತಂದಿರುವುದೆಲ್ಲಾ ಕೇವಲ ಜಾದೂಗಾರನ ಮಾಯೆ- ಜಾದೂಗಾರನು ಅದಷ್ಟೇ ರೀವಿಯೊಂದಿಗೆ ಬರಲಿ, ಅವನೆಂದೂ ಯಶಸ್ವಿಯಾಗಲಾರ" ಎಂದೆವು.

وَأَلْقِ مَا فِي يَمِينِكَ تَلْقَفْ مَا صَنَعُوا
إِنَّمَا صَنَعُوا كَيْدُ سَاحِرٍ وَلَا يُفْلِحُ
السَّاحِرُ حَيْثُ أَتَى ٧١

70. ಕೊನೆಗೆ ಎಲ್ಲ ಜಾದೂಗಾರರೂ ಸಾಷ್ಟಾಂಗವೆರಗುವಂತೆ ಮಾಡಲಾಯಿತು" ಮತ್ತು "ನಾವು ಮೂಸಾ ಮತ್ತು ಹಾರೂನರ ಪ್ರಭುವಿನ ಮೇಲೆ ವಿಶ್ವಾಸವಿಟ್ಟೆವು" ಎಂದು ಅವರು ಕೂಗಿ ಹೇಳಿದರು.

فَأُلْفِيَ السَّحَرَةُ سَجْدًا قَالَوَا مَنَّا بَرِّ
هُرُونَ وَ مُوسَى ٧٢

71. ಫಿರ್‌ಔನ್ (ಹೀಗೆ) ಹೇಳಿದನು, "ನಾನು ನಿಮಗೆ ಅನುಮತಿ ಕೊಡುವುದಕ್ಕೆ ಮುಂಚೆಯೇ ನೀವು ಅವನ ಮೇಲೆ ವಿಶ್ವಾಸ ವಿಟ್ಟಿರಾ? ಇವನು ನಿಮಗೆ ಇಂದ್ರಜಾಲ ವಿದ್ಯೆಯನ್ನು ಕಲಿಸಿದ್ದ ಗುರು ಎಂದು ತಿಳಿಯಿತು. ಸರಿ. ಇನ್ನು ನಾನು ನಿಮ್ಮ ಕೈಕಾಲುಗಳನ್ನು ವಿರುದ್ಧ ದಿಕ್ಕುಗಳಿಂದ ಕತ್ತರಿಸಿ ಹಾಕುತ್ತೇನೆ. ಮತ್ತು ಖಜೂರ್ ವೃಕ್ಷದ ಕಾಂಡಗಳ ಮೇಲೆ ನಿಮ್ಮನ್ನು ಶಿಲುಬೆಗೇರಿಸುತ್ತೇನೆ. ಆಗ ನಮ್ಮಿಬ್ಬರ ಪೈಕಿ ಯಾರ ಯಾತನೆ ಕಠಿಣ ಹಾಗೂ ದೀರ್ಘವಾದುದೆಂದು (ಅರ್ಥಾತ್ ನಿಮಗೆ ಕಠಿಣ ಶಿಕ್ಷೆ ನೀಡಲು ಶಕ್ತನು ನಾನೋ ಅಥವಾ ಮೂಸಾರೋ ಎಂದು) ನಿಮಗೆ ಚೆನ್ನಾಗಿ ತಿಳಿಯುವುದು."

قَالَ أَمَنْتُمْ لَهُ قَبْلَ أَنْ آذِنَ لَكُمْ
إِنَّهُ لَكَيْدٌ كَرِيمٌ الَّذِي عَلَّمَكُمُ السِّحْرَ
فَلَا فَطَنَ آيَاتِنَاكُمْ وَ أَمْ جُلَّكُمْ مَنْ
خَلَقَ الْإِنْسَانَ وَ أَوْصَلَبْتُمْ فِي جُذُوعِ النَّخْلِ
وَ كَعَلَّمْتُمْ آيَاتِنَا أَشْدَّ عَذَابًا وَ أَلْفِيَ ٧٣

72. ಜಾದೂಗಾರರು ಹೀಗೆ ಉತ್ತರಕೊಟ್ಟರು, "ನಮ್ಮನ್ನು ಸೃಷ್ಟಿಸಿದವನಾಣೆ! ಪ್ರತ್ಯಕ್ಷ ಪ್ರಮಾಣಗಳು ಮುಂದೆ ಬಂದ ಬಳಿಕವೂ

قَالُوا لَنْ نُؤْمِنَكَ عَلَى مَا جَاءَنَا مِنَ
الْبَيِّنَاتِ وَ الَّذِي فَطَرَنَا فَاقْضِ مَا أَنْتَ

ಎಂತಹ ಸ್ಥಿತಿಯಲ್ಲೂ ಮಾನವನೇ ಆಗಿರುತ್ತಾನೆ. ಪ್ರವಾದಿಗಳೂ ಮಾನವ ಸಹಜ ಗುಣಗಳಿಂದ ಮುಕ್ತರಾಗಿರುವುದಿಲ್ಲ. ಸಾಮಾನ್ಯ ಮನುಷ್ಯರಂತೆ ಪ್ರವಾದಿಗಳೂ ಜಾದೂವಿನ ಪ್ರಭಾವಕ್ಕೊಳಗಾಗಬಹುದು ಎಂಬುದನ್ನು ಪವಿತ್ರ ಕುರ್‌ಆನ್ ದೃಢೀಕರಿಸುತ್ತಿರುವುದು ಇಲ್ಲಿ ಅತ್ಯಂತ ಪ್ರಸ್ತಾವನೀಯ ವಿಷಯವಾಗಿದೆ. ಜಾದೂ ಅವರ ಪ್ರವಾದಿತ್ವದ ಕೆಲಸವನ್ನು ಪ್ರಭಾವಿತಗೊಳಿಸಲಾರದು. ಆದರೆ ಅವರ ಮಾನವೀಯ ಗುಣದ ಮೇಲೆ ಅದು ಪ್ರಭಾವ ಬೀರಬಹುದು. ಪ್ರವಾದಿವಚನಗಳಲ್ಲಿ ಪ್ರವಾದಿ ಮುಹಮ್ಮದ್(ಸ) ಮೇಲೆ ಜಾದೂವಿನ ಪ್ರಭಾವ ಉಂಟಾದ ಬಗ್ಗೆ ಇರುವ ಉಲ್ಲೇಖಗಳನ್ನು ನಿರಾಕರಿಸುವ, ಮಾತ್ರವಲ್ಲ ಇನ್ನಷ್ಟು ಮುಂದುವರಿದು ಆ ಪ್ರವಾದಿ ವಚನಗಳಾವುವೂ ನಂಬಲರ್ಹವಲ್ಲ ಎಂದು ಸಾರುವವರ ತಪ್ಪುಕಲ್ಪನೆ ಇದರಿಂದ ವ್ಯಕ್ತವಾಗುತ್ತದೆ.

16. ಅರ್ಥಾತ್- ಅವರು ಹ. ಮೂಸಾರ(ಅ) ಲಾಲಿಯ ಚಿಮತ್ಕಾರವನ್ನು ನೋಡಿದಾಗ ಇದು ಪವಾಡವೇ ಆಗಿದೆ. ನಾವು ಅರಗಿಸಿಕೊಂಡಿರುವಂತಹ ಕಲೆ ಇದಲ್ಲ ಎಂದು ತಕ್ಷಣ ಅವರಿಗೆ ದೃಢವಾಯಿತು. ಆದ್ದರಿಂದ ಅವರು ತಮಗರಿವಿಲ್ಲದಂತೆಯೇ, ಯಾರೋ ತಮ್ಮನ್ನು ಎತ್ತಿ ಬೀಳಿಸುತ್ತಿರುವರೇನೋ ಎಂಬಂತೆ ಒಮ್ಮೇಲೆ ಸಾಷ್ಟಾಂಗವೆರಗಿದರು.

<p>(ಸತ್ಯಕ್ಕಿಂತ ಹೆಚ್ಚು) ನಿನಗೆ ಪ್ರಾಶಸ್ಯ ಕೊಡಲು ನಮ್ಮಿಂದ ಎಷ್ಟು ಮಾತ್ರಕ್ಕೂ ಆಗದು. ನೀನು ಮಾಡಲಿಚ್ಛಿಸಿದ್ದೆಲ್ಲವನ್ನೂ ಮಾಡು. ಅತಿ ಹೆಚ್ಚೆಂದರೆ ನೀನು ಇಹಲೋಕ ಜೀವನದ ತೀರ್ಮಾನ ಮಾತ್ರ ಮಾಡಬಲ್ಲೆ.</p>	<p>قَاضٍ إِنَّمَا تَقْضِي هَذِهِ الْحَيَاةَ الدُّنْيَا ﴿٧٦﴾</p>
<p>73. ನಮ್ಮ ಪ್ರಭು ನಮ್ಮ ಅಪರಾಧಗಳನ್ನೂ ನೀನು ನಮ್ಮ ಮೇಲೆ ನಿರ್ಬಂಧಗೊಳಿಸಿದ ಇಂದ್ರಜಾಲವನ್ನೂ ಕ್ಷಮಿಸಲಿಕ್ಕಾಗಿ ನಾವು ನಮ್ಮ ಪ್ರಭುವಿನ ಮೇಲೆ ವಿಶ್ವಾಸವಿರಿಸಿದ್ದೇವೆ. ಅಲ್ಲಾಹನೇ ಶುಭಕರನು ಮತ್ತು ಅವನೇ ಚಿರಂತನನೂ ಆಗಿರುತ್ತಾನೆ."</p>	<p>إِنَّا أُمَّتًا لِرَبِّنَا لِنَعْتَمِدَ لَنَا خَطِيئَتَنَا وَمَا أَكْرَهْتَنَا عَلَيْهٍ مِنَ السَّحَرِ وَاللَّهِ خَيْرٌ وَأَبْفَى ﴿٧٧﴾</p>
<p>74. ವಾಸ್ತವದಲ್ಲಿ¹⁷ ಅಪರಾಧಿಯಾಗಿ ತನ್ನ ಪ್ರಭುವಿನ ಸನ್ನಿಧಿಯಲ್ಲಿ ಹಾಜರಾದವನಿಗೆ ನರಕವಿದೆ. ಅದರಲ್ಲಿ ಅವನು ಸಾಯಲಿಕ್ಕೂ ಇಲ್ಲ ಬದುಕಲಿಕ್ಕೂ ಇಲ್ಲ.</p>	<p>إِنَّهُ مَنْ يَأْتِ رَبَّهُ مُجْرِمًا فَإِنَّ لَهُ جَهَنَّمَ لَا يَمُوتُ فِيهَا وَلَا يَحْيَى ﴿٧٨﴾</p>
<p>75. ಅವನ ಸನ್ನಿಧಿಯಲ್ಲಿ ಯಾರು ಸತ್ಯವಿಶ್ವಾಸಿಯ ನೆಲೆಯಲ್ಲಿ ಹಾಜರಾದವನೋ, ಯಾರು ಸತ್ಕರ್ಮವೆಸಗಿದವನೋ ಇಂತಹವರಿಗೆ ಉನ್ನತ ಸ್ಥಾನಗಳಿವೆ.</p>	<p>وَمَنْ يَأْتِهِ مُؤْمِنًا قَدْ عَمِلَ الصَّالِحَاتِ فَأُولَئِكَ لَهُمُ الدَّرَجَاتُ الْعُلَى ﴿٧٩﴾</p>
<p>76. ಸದಾ ಹಸಿರಾಗಿರುವ ಉದ್ಯಾನಗಳು. ಅವುಗಳ ತಳಭಾಗದಲ್ಲಿ ಕಾಲುನೆಗಳು ಹರಿಯುತ್ತಿರುವುವು. ಅವರು ಅವುಗಳಲ್ಲಿ ಸದಾಕಾಲ ವಾಸಿಸುತ್ತಿರುವರು. ತನ್ನನ್ನು ಪರಿಶುದ್ಧಗೊಳಿಸುವವನಿಗೆ ಪ್ರತಿ ಫಲವಿದು.</p>	<p>جَنَّاتٍ عَدْنٍ تَجْرِي مِنْ تَحْتِهَا الْأَنْهَارُ خَالِدِينَ فِيهَا ذَلِكَ جَزَاءُ مَنْ تَزَكَّى ﴿٨٠﴾</p>
<p>77. ನಾವು¹⁸ ಮೂಸಾರಿಗೆ ಈ 'ದಿವ್ಯವಾಣಿ' ಮಾಡಿದೆವು- "ನೀವನ್ನು ರಾತೋರಾತ್ರಿ ನನ್ನ ದಾಸರನ್ನು ಕರೆದು ಕೊಂಡು ಹೊರಟು ಹೋಗಿ ಬಿಡಿರಿ. ಅವರಿಗೆ ಸಮುದ್ರದಲ್ಲಿ ಶುಷ್ಕ ಮಾರ್ಗವೊಂದನ್ನು ಮಾಡಿಕೊಳ್ಳಿರಿ. ಯಾರಾದರೂ ಹಿಂಬಾಲಿಸಿ ಬರುವರೆಂಬ ಭಯ ನಿಮಗೆ ಕಿಂಚಿತ್ತೂ ಬೇಡ ಮತ್ತು (ಸಮುದ್ರದ ನಡುವಿನಿಂದ ಹಾದು ಹೋಗುವಾಗ) ಹೆದರಲೂ ಬೇಡಿರಿ."</p>	<p>وَلَقَدْ أَوْحَيْنَا إِلَىٰ مُوسَىٰ أَنِ اسْرِ بِعِبَادِي فَاصْرَبْ لَهُمْ طَرِيقًا فِي الْبَحْرِ يَبَسًا لَا تَخَفُ دَرَكًا وَلَا تُخْشَى ﴿٨١﴾</p>
<p>78. ಫಿರಾಣಿನನು ತನ್ನ ಸೇನೆಯ ಸಹಿತ ಹಿಂಬಾಲಿಸಿ ಬಂದನು.</p>	<p>فَأَتَتْهُمْ فِرْعَوْنُ بِجُنُودِهِ فَغَشِيَ الْمُرْمِرُ ﴿٨٢﴾</p>
<p>17. ಇದು ಚಾದೂಗಾರರ ಮಾತಿನೊಂದಿಗೆ ಅಲ್ಲಾಹನು ಸೇರಿಸಿರುವ ವಚನವಾಗಿದೆ. ವಿವರಣಾ ತೈಲಿಯಿಂದಲೇ ಇದು ಚಾದೂಗಾರರ ಮಾತಲ್ಲವೆಂದು ವ್ಯಕ್ತವಾಗುತ್ತದೆ.</p> <p>18. ಈಜಿಪ್ಟ್‌ನ ಸುದೀರ್ಘ ಕಾಲದ ವಾಸ್ತವ್ಯದ ವೇಳೆ ಸಂಭವಿಸಿದ ಘಟನೆಗಳನ್ನು ನಡುವೆ ಬಿಟ್ಟು ಬಿಡಲಾಗಿದೆ. ಬನೀಇಸ್ರಾಕೀಲರ ಜತೆಗೆ ಈಜಿಪ್ಟಿನಿಂದ ಹೊರಡಿರಿ ಎಂದು ಮೂಸಾರಿಗೆ(ಅ) ಆದೇಶ ನೀಡಿದ ಸಮಯದ ಪ್ರಸ್ತಾವ ಇಲ್ಲಿಂದ ಆರಂಭಗೊಳ್ಳುತ್ತದೆ.</p>	

<p>ತರುವಾಯ ಸಮುದ್ರವು ಅವರನ್ನು ಆವರಿಸಬೇಕಾಗಿದ್ದ ರೀತಿಯಲ್ಲಿ ಸಂಪೂರ್ಣವಾಗಿ ಆವರಿಸಿತು.</p>	<p>الْيَوْمَ مَا غَشِيَهُمْ ۗ</p>
<p>79. ಫಿರ್‌ಔನ್ ತನ್ನ ಜನಾಂಗವನ್ನು ದಾರಿಗಡಿಸಿಯೇ ಬಿಟ್ಟಿದ್ದನು. ಸರಿಯಾದ ಮಾರ್ಗದರ್ಶನವನ್ನೇನೂ ಮಾಡಿರಲಿಲ್ಲ.</p>	<p>وَأَصْلًا فِرْعَوْنُ قَوْمَهُ وَمَا هَدَىٰ ۙ</p>
<p>80. ಓ ಬನೀಇಸ್ರಾಈಲರೇ!" ನಾವು ನಿಮ್ಮನ್ನು ನಿಮ್ಮ ಶತ್ರುವಿನಿಂದ ರಕ್ಷಿಸಿದೆವು ಮತ್ತು ತೂರ್ ಪರ್ವತದ ಬಲಗಡೆಯಲ್ಲಿ ನಿಮ್ಮ ಹಾಜರಿಗಾಗಿ ಸಮಯವನ್ನು ನಿಶ್ಚಯಿಸಿದೆವು ಮತ್ತು ನಿಮ್ಮ ಮೇಲೆ 'ಮನ್ನಾ' ಮತ್ತು 'ಸಲ್ವ' ಇಳಿಸಿದೆವು.</p>	<p>يَبْنِي إِسْرَائِيلَ قَدْ أَنْجَيْنَاكُمْ مِنْ عَذَابِكُمْ وَعَدُّنَاكُمْ جَانِبَ الطُّورِ الْأَيْمَنِ وَنَزَّلْنَا عَلَيْكُمُ الْمَنَّانَ وَالسَّلْوَىٰ ۙ</p>
<p>81. ನಾವು ನೀಡಿರುವ ಶುದ್ಧ ಆಹಾರವನ್ನು ಉಣ್ಣಿರಿ ಮತ್ತು ಅದನ್ನುಂಡು ವಿದ್ರೋಹ ಮಾಡದಿರಿ. ಅನ್ಯಥಾ ನಿಮ್ಮ ಮೇಲೆ ನನ್ನ ಪ್ರಕೋಪವೆರಗುವುದು. ಯಾರ ಮೇಲೆ ನನ್ನ ಪ್ರಕೋಪ ವೆರಗಿತೋ ಅವನು ಪತನಗೊಂಡೇ ಬಿಟ್ಟನು.</p>	<p>كُلُوا مِنْ طَيِّبَاتِ مَا سَأَزُقْكُمْ وَلَا تَطْغَوْا فِيهِ فَيَحِلَّ عَلَيْكُمْ غَضَبِي ۗ وَمَنْ يَحِلُّ عَلَيْهِ غَضَبِي فَقَدْ هَوَىٰ ۙ</p>
<p>82. ಆದರೆ ಪಶ್ಚಾತ್ತಾಪ ಪಟ್ಟು- ವಿಶ್ವಾಸವಿರಿಸಿ, ಸತ್ಕರ್ಮವೆಸಗಿ, ಆ ಬಳಿಕ ನೇರ ಮಾರ್ಗದಲ್ಲೇ ನಡೆಯುತ್ತಿರುವವನನ್ನು ನಾನು ಅತಿಯಾಗಿ ಕ್ಷಮಿಸುವವನಾಗಿರುತ್ತೇನೆ.</p>	<p>وَأِنِّي لَتَعَفَّاءٌ لِمَنْ تَابَ وَآمَنَ وَعَمِلَ صَالِحًا ثُمَّ اهْتَدَىٰ ۙ</p>
<p>83. "ಮತ್ತು ನೀವು ನಿಮ್ಮ ಜನಾಂಗಕ್ಕಿಂತ ಮೊದಲು ಇಲ್ಲಿಗೆ ಬಂದುದೇಕೆ, ಓ ಮೂಸಾ!"²⁰</p>	<p>وَمَا أَعْجَلَكَ عَنْ قَوْمِكَ يٰمُوسَىٰ ۙ</p>
<p>84. ಅವರು ಇಂತೆಂದರು: "ಓ ನನ್ನ ಪ್ರಭೂ, ಅವರು ನನ್ನ ಬೆನ್ನಲ್ಲೇ ಬರುತ್ತಲಿದ್ದಾರೆ. ನೀನು ನನ್ನಿಂದ ಪ್ರಸನ್ನನಾಗಬೇಕೆಂದು ಬಯಸಿ ನಾನು ಬೇಗ ಬೇಗನೇ ನಿನ್ನ ಸನ್ನಿಧಿಗೆ ಬಂದಿರುತ್ತೇನೆ."</p>	<p>قَالَ هُمْ أَوْلَىٰ عَلَىٰ آثَرِي وَعَجِلْتُ إِلَيْكَ رَبِّ لِتَرْضَىٰ ۙ</p>
<p>85. ಆಗ, "ಸರಿ, ಹಾಗಿದ್ದರೆ ಕೇಳಿರಿ- ನಿಮ್ಮ ಅನುಪಸ್ಥಿತಿಯಲ್ಲಿ ನಾವು</p>	<p>قَالَ فَإِنَّا قَدْ فَتَنَّا قَوْمَكَ مِنْ</p>

19. ಸಮುದ್ರವನ್ನು ದಾಟಿದ ನಂತರ ಸೀನಾಯ್ ಶಿಖರದ ತಪ್ಪಲಿನ ತನಕ ತಲಪಿದ ವಿವರಗಳನ್ನು ನಡುವೆ ಬಿಟ್ಟು ಬಿಡಲಾಗಿದೆ. ಅದರ ವಿವರಗಳನ್ನು ಸೂರ: ಅಲ್‌ರಾಫ್‌ನ 16-17ನೆಯ ರುಕೂಅನಲ್ಲಿ ಪ್ರಸ್ತಾಪಿಸಲಾಗಿದೆ.

20. ಈ ಸಂದರ್ಭದಲ್ಲಿ ಹ. ಮೂಸಾ(ಅ) ಬನೀಇಸ್ರಾಈಲರನ್ನು ತೂರ್ ಪರ್ವತದ ತಪ್ಪಲಲ್ಲಿ ಬಿಟ್ಟು ಶರೀಅತ್‌ನ ಆದೇಶಗಳನ್ನು ಪಡೆಯಲಿಕ್ಕಾಗಿ ತೂರ್ ಶಿಖರಕ್ಕೆ ಹೋದ ಘಟನೆಯ ಪ್ರಸ್ತಾಪ ಆರಂಭಗೊಳ್ಳುತ್ತದೆ. ಅಲ್ಲಾಹನ ಈ ವಚನದಿಂದ ಮೂಸಾ(ಅ) ತಮ್ಮ ಜನಾಂಗವನ್ನು ದಾರಿಯಲ್ಲೇ ಬಿಟ್ಟು ತಮ್ಮ ಪ್ರಭುವನ್ನು ಭೇಟಿಯಾಗುವ ಉತ್ಸಾಹದಲ್ಲಿ ಮುಂದೆ ಸಾಗಿದ್ದರು ಎಂದು ವ್ಯಕ್ತವಾಗುತ್ತದೆ.

<p>ನಿಮ್ಮ ಜನಾಂಗವನ್ನು ಪರೀಕ್ಷೆಗೆ ಗುರಿಪಡಿಸಿಬಿಟ್ಟೆವು ಮತ್ತು 'ಸಾಮೀರೀ' ಅವರನ್ನು ಪಥಭ್ರಷ್ಟಗೊಳಿಸಿ ಬಿಟ್ಟೆನು."²¹</p>	<p>بَعْدِكَ وَأَضَلَّهُمُ السَّامِرِيُّ ﴿٥٥﴾</p>
<p>86. ಮೂಸಾ ಅತ್ಯಂತ ಕ್ರೋಧ ಹಾಗೂ ಖೇದಗೊಂಡು ತನ್ನ ಜನಾಂಗದ ಕಡೆಗೆ ಮರಳಿ ಹೀಗೆಂದರು- "ಓ ನನ್ನ ಜನಾಂಗದವರೇ, ನಿಮ್ಮ ಪ್ರಭು ನಿಮ್ಮೊಡನೆ ಉತ್ತಮ ವಾಗ್ದಾನಗಳನ್ನು ಮಾಡಿರಲಿಲ್ಲವೇ?"²² ನಿಮಗೆ ಹೆಚ್ಚು ಕಾಲ ತಗುಲಿತೇ? ಅಥವಾ ನೀವು ನಿಮ್ಮ ಪ್ರಭುವಿನ ಪ್ರಕೋಪವನ್ನೇ ನಿಮ್ಮ ಮೇಲೆ ಎರಗಿಸಿ ಕೊಳ್ಳಲಿಚ್ಛಿಸಿದುದರಿಂದ ನೀವು ನನಗೆ ಕೊಟ್ಟಿದ್ದ ವಚನವನ್ನು ಭಂಗಗೊಳಿಸಿದಿರಾ?"</p>	<p>فَرَجَّحَ مُوسَىٰ إِلَىٰ قَوْمِهِ غَضْبَانَ أَسِفًا قَالَ يَقَوْمِ أَلَمْ يَعِدْكُمْ رَبُّكُمْ بِبُكْمِ وَعَدَا حَسَنًا أَفَطَالَ عَلَيْكُمْ الْعَهْدُ أَمْ أَرَادْتُمْ أَنْ يَبْهَلَ عَلَيْكُمْ غَضَبٌ مِّن رَّبِّكُمْ فَأَخْلَفْتُمُ مَّوْعِدِي ﴿٥٦﴾</p>
<p>87. ಅವರು ಹೀಗೆಂದರು- "ನಾವು ನಿಮಗೆ ಕೊಟ್ಟಿದ್ದ ವಚನವನ್ನು ನಮ್ಮ ಸ್ವಂತ ಇಚ್ಛೆಯಿಂದ ಭಂಗಗೊಳಿಸಲಿಲ್ಲ. ನಾವು ಜನರ ಆಭರಣಗಳ ಹೊರೆಯಿಂದ ಹೇರಲ್ಪಟ್ಟಿದ್ದೆವು. ನಾವು ಅವುಗಳನ್ನು ಕೇವಲ ಎಸೆದು ಬಿಟ್ಟಿದ್ದೆವು."²³ ಅನಂತರ²⁴ ಅದೇ ರೀತಿಯಲ್ಲಿ ಸಾಮೀರಿಯೂ ಏನನ್ನೋ ಹಾಕಿದನು.</p>	<p>قَالُوا مَا أَخْلَفْنَا مَوْعِدَكَ بِمَلِكِنَا وَلَكِنَّا حَمَلْنَا أَوْثَارًا مِّن زِينَةِ الْقَوْمِ فَقَدْ فُتِنَّا فَمَا كُنَّا لِنَعْلَمَ الَّذِي نَعْلَمُ الْيَوْمَ ﴿٥٧﴾</p>
<p>88. ಮತ್ತು ಅವರಿಗಾಗಿ ಒಂದು ಕರುವಿನ ಮೂರ್ತಿಯನ್ನು ಮಾಡಿ ಹೊರತಂದನು. ಅದರೊಳಗಿನಿಂದ ಎತ್ತಿನಂತಹ ಧ್ವನಿ ಹೊರಡುತ್ತಿತ್ತು. ಜನರು, "ಇದುವೇ ನಿಮ್ಮ ದೇವರು ಮತ್ತು ಮೂಸಾರ ದೇವರು. ಮೂಸಾ ಇದನ್ನು ಮರೆತು ಬಿಟ್ಟರು" ಎಂದು ಕೂಗಿದರು.</p>	<p>فَأَخْرَجَ لَهُمْ عِجْلًا جَسَدًا آلِهَةً خُورِ فَقَالُوا هَذَا إِلَهُكُمْ وَإِلَهُ مُوسَىٰ ه فَنَسِيَ ﴿٥٨﴾</p>
<p>89. ಅದು ಅವರ ಮಾತಿಗೆ ಉತ್ತರಿಸುವುದಿಲ್ಲ ಎಂಬುದನ್ನಾಗಲಿ,</p>	<p>أَفَلَا يَرَوْنَ إِلَّا يَرْجِعُ إِلَيْهِمْ قَوْلًا</p>
<p>21. ಅರ್ಥಾತ್- ಚಿನ್ನದ ಕರುವನ್ನು ಮಾಡಿ ಅವರನ್ನು ಅದರ ಆರಾಧನೆಯಲ್ಲಿ ತೊಡಗಿಸಿದನು. 22. ಅರ್ಥಾತ್- ಅಲ್ಲಾಹನು ಯಾವೆಲ್ಲಾ ಹಿತಗಳ ಬಗ್ಗೆ ನಿಮಗೆ ವಾಗ್ದಾನವಿತ್ತಿದ್ದನೋ ಅದಲ್ಲವೂ ಈ ತನಕ ನಿಮಗೆ ಲಭ್ಯವಾಗುತ್ತಿದೆ. ನಿಮ್ಮನ್ನು ಅವನು ಈಜಿಪ್ಪಿನಿಂದ ಸುರಕ್ಷಿತವಾಗಿ ಹೊರಡಿಸಿದನು. ಗುಲಾಮತನದಿಂದ ನಿಮಗೆ ವಿಮೋಚನೆ ನೀಡಿದನು. ನಿಮ್ಮ ಶತ್ರುವನ್ನು ಸರ್ವನಾಶಗೊಳಿಸಿದನು. ನಿಮಗಾಗಿ ಮರಳುಗಾಡು ಮತ್ತು ಪರ್ವತ ಪ್ರದೇಶಗಳಲ್ಲಿ ಅವನು ನೆರಳು ಮತ್ತು ಆಹಾರದ ಏರ್ಪಾಡು ಮಾಡಿದನು. ಈ ಒಳ್ಳೆಯ ವಾಗ್ದಾನಗಳೆಲ್ಲವೂ ಈಡೇರಲಿಲ್ಲವೇ? ಹಾಗಿರುವಾಗ ಶರೀಅತ್ ಮತ್ತು ಮಾರ್ಗದರ್ಶನವನ್ನು ದಯಪಾಲಿಸುವ ಬಗ್ಗೆ ಅವನು ಮಾಡಿರುವ ವಾಗ್ದಾನ ನಿಮಗೆ ಒಳಿತಿನಿಂದ ಕೂಡಿದ ಹಿತವಾದ ವಾಗ್ದಾನವೆಂದು ತೋಚಲಿಲ್ಲವೇ? 23. ಇದು ಸಾಮೀರಿಯ ತಂತ್ರಕ್ಕೆ ಬಲಿಯಾದವರು ಮುಂದಿಟ್ಟ ನೆಪವಾಗಿತ್ತು. ಅವರ ಪ್ರಕಾರ ಅವರು ಒಡವೆಗಳನ್ನು ಎಸೆದು ಬಿಟ್ಟಿದ್ದರು. ಕರುವನ್ನುಂಟು ಮಾಡುವುದು ನಮ್ಮ ಉದ್ದೇಶವಾಗಿರಲಿಲ್ಲ. ಮಾತ್ರವಲ್ಲ ಏನು ಉಂಟಾಗುತ್ತದೆ ಎಂಬುದೂ ನಮಗೆ ತಿಳಿದಿರಲಿಲ್ಲ. ಅನಂತರ ನಮಗಿದುರಾದ ಪ್ರಸಂಗ ಎಂತಹುದಾಗಿತ್ತೆಂದರೆ ಅದನ್ನು ನೋಡುತ್ತಲೇ ನಾವು ನಮಗರಿವಿಲ್ಲದಂತೆಯೇ ಬಹುದೇವಾರಾಧನೆಯಲ್ಲಿ ನಿರತರಾದೆವು. 24. ಇಲ್ಲಿಂದ 91ನೆಯ ಸೂಕ್ತದ ಕೊನೆಯ ತನಕದ ಉಲ್ಲೇಖವನ್ನು ಗಮನಿಸಿದರೆ ಸ್ಪಷ್ಟವಾಗಿ ತಿಳಿಯುವುದೇನೆಂದರೆ ಜನಾಂಗದ ಉತ್ತರ, "ಎಸೆದು ಬಿಟ್ಟೆವು" ಎಂಬಲ್ಲಿಗೆ ಮುಗಿಯುತ್ತದೆ. ಅನಂತರದ ವಿವರಗಳನ್ನು ಅಲ್ಲಾಹನು ಸ್ವತಃ ನೀಡುತ್ತಿದ್ದಾನೆ.</p>	

95. ಆಗ ಮೂಸಾ, "ಓ ಸಾಮಿರೀ, ನಿನ್ನ ಸಂಗತಿಯೇನು?" ಎಂದು ಕೇಳಿದರು.

قَالَ فَمَا خَطْبُكَ يَا مِرْيَٰٓٔٓ ۝٩٥

96. ಅವನು, "ಇವರಿಗೆ ಕಾಣಿಸದಿದ್ದ ಒಂದು ವಸ್ತುವನ್ನು ನಾನು ಕಂಡೆನು. ಆದುದರಿಂದ ರಸೂಲರ ಪಾದ ಚಿಹ್ನೆಯಿಂದ ನಾನು ಒಂದು ಹಿಡಿ ತೆಗೆದುಕೊಂಡು ಅದಕ್ಕೆ ಹಾಕಿ ಬಿಟ್ಟೆ. ನನ್ನ ಚಿತ್ತವೇನೋ ನನಗೆ ಹೀಗೆಯೇ ಹೊಳೆಯಿಸಿತು" ಎಂದನು.²⁷

قَالَ بَصُرْتُ بِمَا لَمْ يَبْصُرُوا بِهِ
فَقَبَضْتُ قَبْضَةً مِّنْ أَثَرِ الرَّسُولِ
فَنَبَيْدُهَا وَكَذَلِكَ سَوَّلَتْ لِي نَفْسِي ۝٩٦

97. ಮೂಸಾ ಹೀಗೆ ಹೇಳಿದರು, "ಹಾಗಾದರೆ ನಡೆ, ನೀನಿನ್ನು ಜೀವ ಮಾನವಿಡೀ- ನನ್ನನ್ನು ಮುಟ್ಟಬೇಡಿರಿ ಎಂದು ಕೂಗುತ್ತಿರಬೇಕು.²⁸ ನಿಶ್ಚಯವಾಗಿಯೂ ನಿನ್ನ ವಿಚಾರಣೆ ನಡೆಸಲಾಗುವ ದಿನವೊಂದಿದೆ. ಅದು ನಿನ್ನಿಂದ ಎಷ್ಟು ಮಾತ್ರಕ್ಕೂ ಸರಿದು ಹೋಗಲಾರದು. ನೀನು ಮೋಹಗೊಂಡಿದ್ದ ಈ ಆರಾಧ್ಯ ವಸ್ತುವನ್ನು ನೋಡು, ನಾವಿನ್ನು ಇದನ್ನು ಸುಟ್ಟು ಬಿಡುವೆವು ಮತ್ತು ಚೂರುಚೂರಾಗಿ ಮಾಡಿ ಸಮುದ್ರದಲ್ಲಿ ಹರಿಸಿ ಬಿಡುವೆವು."

قَالَ فَادْهَبْ فَإِنَّ لَكَ فِي الْحَيَاةِ أَنْ
تَقُولَ لَا مِسَاسَ وَإِنَّ لَكَ مَوْعِدًا لَّنْ
تُخْلَفَهُ ۗ وَانظُرْ إِلَى إِلٰهِكَ الَّذِي ظَلْتَ
عَلَيْهِ عَاكِفًا لَّنُحَرِّقَنَّهُ ثُمَّ
لَنَنْسِفَنَّهُ فِي الْيَمِّ نَسْفًا ۝٩٧

98. ಜನರೇ, ನಿಮ್ಮ ದೇವನು ಏಕಮಾತ್ರ ಅಲ್ಲಾಹನಾಗಿದ್ದು ಅವನ ಹೊರತು ಅನ್ಯ ದೇವನಾರೂ ಇಲ್ಲ. ಅವನ ಜ್ಞಾನವು ಸಕಲ ವಸ್ತುಗಳನ್ನು ಆವರಿಸಿಕೊಂಡಿದೆ."

إِنَّمَا إِلٰهُكُمُ اللّٰهُ الَّذِي لَا إِلٰهَ إِلَّا
هُوَ وَسِعَ كُلَّ شَيْءٍ عِلْمًا ۝٩٨

99. ಓ ಪೈಗಂಬರರೇ, ಈ ರೀತಿ ನಾವು ನಿಮಗೆ ಗತ ವೃತ್ತಾಂತವನ್ನು ತಿಳಿಸುತ್ತೇವೆ. ನಾವು ನಮ್ಮಲ್ಲಿಂದಲೇ ನಿಮಗೊಂದು 'ಉದ್ಯೋಧ' ಪ್ರದಾನ ಮಾಡಿರುತ್ತೇವೆ.

كَذٰلِكَ نَقُصُّ عَلَيْكَ مِنْ أَنْبَاءِ مَا
قَدْ سَبَقَ ۗ وَقَدْ آتَيْنَاكَ مِنْ
لَّدُنَّا ذِكْرًا ۝٩٩

100. ಇದರಿಂದ ವಿಮುಖನಾದವನು ನಿಶ್ಚಯವಾಗಿಯೂ ಪುನರುತ್ಥಾನದ ದಿನ ಕಠಿಣವಾದ ಪಾಪಗಳ ಹೊರೆ ಹೊರುವನು.

مَنْ أَعْرَضَ عَنْهُ فَاِنَّهُ يَحْتَسِبُ
يَوْمَ الْقِيٰمَةِ رُجْرًا ۝١٠٠

ಕೊನೆಗೆ ನಿರ್ವಾಹವಿಲ್ಲದೆ ಹ.ಮೂಸಾರ(ಅ) ಆಗಮನಕ್ಕೆ ಮೊದಲು ಅಂತರ್ಕಲಹ ಉಂಟಾಗದಿರಲಿ ಹಾಗೂ ಮೂಸಾರ(ಅ) ಬಂದ ನಂತರ, "ನಿಮಗೆ ಪರಿಸ್ಥಿತಿಯನ್ನು ಎದುರಿಸಲಾಗದಿದ್ದರೆ ನಾನು ಬರುವ ತನಕ ಯಾಕೆ ಕಾಯಲಿಲ್ಲ. ಪರಿಸ್ಥಿತಿಯನ್ನು ಯಾಕಿಷ್ಟು ಕೆಟ್ಟು ಹೋಗುವಂತೆ ಮಾಡಿದಿರಿ" ಎಂದು ಆಕ್ಷೇಪವೆತ್ತಿದಿರಲೆಂದು ಅವರು ಮೌನ ತಾಳಿದರು.

27. ರಸೂಲ್ ಎಂದರೆ ಪ್ರಾಯಶಃ ಸ್ವತಃ ಮೂಸಾರೇ(ಅ) ಆಗಿದ್ದಾರೆ. ಸಾಮಿರಿ ಮೋಸಗಾರ ವ್ಯಕ್ತಿಯಾಗಿದ್ದನು. ಅವನು ಮೂಸಾರನೂ(ಅ) ತನ್ನ ಮೋಸದ ಜಾಲದಲ್ಲಿ ಸಿಲುಕಿಸ ಬಯಸಿದನು. ಆದ್ದರಿಂದ ಅವನು ಅವರೊಡನೆ, ಮಾನ್ಯರೇ! ಇದು ನಿಮ್ಮ ಪಾದ ಧೂಳಿಯ ಮಹಿಮೆಯಾಗಿದೆ. ನಾನು ಅದನ್ನು ಕರಗಿದ ಚಿನ್ನದಲ್ಲಿ ಹಾಕಿದಾಗ ಅದು ಇಂತಹ ತೇಜೋಮಯ ಕರುವಾಗಿ ಹೊರಬಂತು" ಎಂದು ಹೇಳಿದನು.

28. ಅರ್ಥಾತ್- ಸಮಾಜದೊಂದಿಗೆ ಅವನಿದ್ದ ಸಂಬಂಧವನ್ನು ಜೀವನದಾದ್ಯಂತ ಮುರಿಯಲಾಯಿತು. ಮಾತ್ರವಲ್ಲ ಅವನನ್ನು ಅಸ್ಪೃಶ್ಯನನ್ನಾಗಿ ಮಾಡಲಾಯಿತು. ಅವನು ಸ್ವತಃ ತನ್ನ ಅಸ್ಪೃಶ್ಯತೆಯನ್ನು ಸಾರಬೇಕು ಮತ್ತು ದೂರದಿಂದಲೇ ನಾನು ಅಸ್ಪೃಶ್ಯನಾಗಿದ್ದೇನೆ, ನನಗೆ ಕೈ ತಾಗಿಸದಿರಿ ಎಂದು ಜನರಿಗೆ ತಿಳಿಯಪಡಿಸಬೇಕೆಂಬ ಹೊಣೆಗಾರಿಕೆಯನ್ನು ಅವನಿಗೆ ವಹಿಸಲಾಯಿತು.

101. ಇಂತಹವರೆಲ್ಲರೂ ಸದಾ ಅದರ ಸಂಕಟದಲ್ಲೇ ಬಿದ್ದಿರುವರು ಮತ್ತು ಪುನರುತ್ಥಾನದ ದಿನ (ಈ ಅಪರಾಧದ ಹೊಣೆಯು) ಅವರಿಗೆ ಅತ್ಯಂತ ಅಸಹನೀಯ ಹೊರೆಯಾಗಿರುವುದು.

خَلِيدِينَ فِيهِ وَسَاءَ لَهُمْ يَوْمَ
الْقِيَامَةِ حِمْلًا ۝

102. 'ಸೂರ್' (ಕಹಳೆ) ಊದಲಾಗುವ ದಿನ ನಾವು, ಅಪರಾಧಿಗಳ ಕಣ್ಣುಗಳು (ಭಯ ಭೀತಿಯಿಂದ) ನಿಶ್ಚಲವಾಗಿರುವ ಸ್ಥಿತಿಯಲ್ಲಿ ಅವರನ್ನು ಸುತ್ತುಗಟ್ಟಿ ತರುವೆವು.

يَوْمَ يُنْفَخُ فِي الصُّورِ وَنَحْشُرُ
الْمُجْرِمِينَ يَوْمَئِذٍ مُّرْقًا ۝

103. ಅವರು ಪರಸ್ಪರ ಪಿಸು ಮಾತಿನಲ್ಲಿ, "ನೀವು ಭೂಲೋಕ ದಲ್ಲೇನೋ ಕೇವಲ ಹತ್ತು ದಿನಗಳನ್ನು ಮಾತ್ರ ಕಳೆದಿರಬಹುದು" ಎನ್ನುವರು.

يَتَخَفَتُونَ بَيْنَهُمْ إِنْ لَبِثْتُمْ
إِلَّا عَشْرًا ۝

104. ಅವರೇನು ಹೇಳುತ್ತಿರುವರೆಂದು ನಮಗೆ ಚೆನ್ನಾಗಿ ಗೊತ್ತಿದೆ. ಆಗ ಅವರಲ್ಲಿ ಅತ್ಯಧಿಕ ಜಾಗರೂಕತೆಯಿಂದ ಅಂದಾಜು ಮಾಡುವಾ ತನು, "ನಿಮ್ಮ ಭೂಲೋಕದ ಜೀವನಾವಧಿಯು ಒಂದು ದಿನ ಮಾತ್ರವಿತ್ತು" ಎಂದು ಹೇಳುವನು (ಎಂಬುದನ್ನೂ ನಾವು ಬಲ್ಲೆವು.)

نَحْنُ أَعْلَمُ بِمَا يَفْعَلُونَ ادْفِئُوا
أَمْثَلَهُمْ طَرِيقَةً إِنْ لَبِثْتُمْ إِلَّا يَوْمًا ۝

105. ಅಂದು ಈ ಪರ್ವತಗಳು ಎಲ್ಲಿ ಹೋಗಿ ಬಿಡುವವು? ಎಂದು ಇವರು ನಿಮ್ಮೊಡನೆ ಕೇಳುತ್ತಾರೆ. ನನ್ನ ಪ್ರಭು ಅವುಗಳನ್ನು ಧೂಳನ್ನಾಗಿ ಮಾಡಿ ಹಾರಿಸಿ ಬಿಡುವನೆಂದೂ,

وَيَسْأَلُونَكَ عَنِ الْجِبَالِ فَقُلْ يَنْسِفُهَا
رَبِّي يَنْسِفُهَا ۝

106-107. ಮತ್ತು ಭೂಮಿಯನ್ನು ಯಾವುದೇ ಓರೆಕೋರೆ, ಏರುತಗ್ಗುಗಳು ಕಾಣಿಸದಂತಹ ಬಟ್ಟೆ ಬಯಲನ್ನಾಗಿ ಮಾಡಿ ಬಿಡುವನು ಎಂದು ಹೇಳಿರಿ.

فَيَذَرُهَا قَاعًا صَفْصَفًا ۝
لَا تَرَى فِيهَا عِوَجًا وَ لَآ أَمْتًا ۝

108. ಅಂದು ಎಲ್ಲರೂ ಘೋಷಿಸುವವನ ಕೂಗಿಗನುಸಾರ ನೇರವಾಗಿ ಸಾಗಿ ಬರುವರು. ಯಾವನೂ ಕಿಂಚಿತ್ತೂ ಜಂಭ ತೋರಲಾರನು. ಸದ್ದು-ಗದ್ದಲಗಳೆಲ್ಲವೂ ರಹ್ಮಾನನ ಮುಂದೆ ಅಡಗಿ ಹೋಗುವವು. ಒಂದು ಕ್ಷೀಣ ಗೋಣಗಾಟದ ಹೊರತು ಇನ್ನೇನನ್ನೂ ನೀವು ಕೇಳಲಾರಿರಿ.

يَوْمَئِذٍ يَتَّبِعُونَ الدَّاعِيَ أَوْجَاحَهُ
وَخَشَعَتِ الْأَصْوَاتُ لِلرَّحْمَنِ فَلَا
تَسْمَعُ إِلَّا هَمْسًا ۝

109. ಅಂದು ರಹ್ಮಾನನು ಯಾರಿಗೆ ಅನುಮತಿ ನೀಡುವನೋ ಮತ್ತು ಯಾರ ಮಾತನ್ನು ಕೇಳಲು ಇಚ್ಛಿಸುವನೋ ಅವರ ಹೊರತು ಯಾರ ಶಿಫಾರಸೂ ಫಲಕಾರಿಯಾಗದು.

يَوْمَئِذٍ لَا تَنْفَعُ الشَّفَاعَةُ إِلَّا مَنْ
أُذِنَ لَهُ الرَّحْمَنُ وَرَضِيَ لَهُ قَوْلًا ۝

110. ಅವನು ಜನರ ಮುಂದಿನ ಮತ್ತು ಹಿಂದಿನ ಎಲ್ಲ ಸ್ಥಿತಿಯನ್ನೂ ಅರಿತಿರುತ್ತಾನೆ ಮತ್ತು ಇತರರಿಗೆ ಅದರ ಸಂಪೂರ್ಣ ಜ್ಞಾನವಿಲ್ಲ.

يَعْلَمُ مَا بَيْنَ أَيْدِيهِمْ وَمَا خَلْفَهُمْ
وَلَا يُحِيطُونَ بِهِ عِلْمًا ﴿١١٠﴾

111. ಜನರ ಶಿರಗಳು ಆ ಚಿರಂತನನ ಹಾಗೂ ಸ್ವಯಂಸ್ಥಿರನ ಮುಂದೆ ಬಾಗುವುವು. ಆಗ ಅಕ್ರಮದ ಪಾಪ ಭಾರ ಹೊತ್ತಿರುವವನು ವಿಫಲನಾಗುವನು.

وَعَنَتِ الرُّؤُوسُ لِلْحَيِّ الْقَيُّومِ وَقَدْ خَابَ مَنْ حَمَلَ ظُلْمًا ﴿١١١﴾

112. ಸತ್ಕರ್ಮಗಳನ್ನು ಮಾಡಿರುವುದರೊಂದಿಗೆ ಸತ್ಕವಿಶ್ವಾಸಿಯೂ ಆಗಿರುವವನಿಗೆ ಯಾವುದೇ ಅನ್ಯಾಯ ಮತ್ತು ಹಕ್ಕುಚ್ಯುತಿಯ ಭಯವಿರಲಾರದು.

وَمَنْ يَعْمَلْ مِنَ الصَّالِحَاتِ وَهُوَ مُؤْمِنٌ فَلَا يَخَفُ ظُلْمًا وَلَا هَضْمًا ﴿١١٢﴾

113. ಓ ಪೈಗಂಬರರೇ, ಈ ರೀತಿ ನಾವು ಇದನ್ನು ಅರಬೀ ಭಾಷೆಯ ಕುರ್ಆನ್ ಆಗಿ ಮಾಡಿ ಅವತೀರ್ಣಗೊಳಿಸಿರುವೆವು²⁹ ಮತ್ತು ಇದರಲ್ಲಿ ಬಗೆ ಬಗೆಯಾಗಿ ಎಚ್ಚರಿಕೆಯನ್ನಿತ್ತಿರುವೆವು. ಇವರು ಪಥಭ್ರಷ್ಟತೆಯಿಂದ ದೂರವಿರಲಿಕ್ಕಾಗಿ ಅಥವಾ ಅದರ ಮೂಲಕ ಇವರಲ್ಲಿ ಚೈತನ್ಯದ ಚಿಹ್ನೆ ಮೂಡಿಬರಬಹುದೆಂದು ನಿರೀಕ್ಷಿಸಿ (ಹೀಗೆ ಮಾಡಿದ್ದೇವೆ.)

وَكَذَلِكَ أَنْزَلْنَاهُ قُرْآنًا عَرَبِيًّا وَصَرَّفْنَا فِيهِ مِنَ الْوَعِيدِ لَعَلَّهُمْ يَتَّقُونَ أَوْ يُحْدِثُ لَهُمْ ذِكْرًا ﴿١١٣﴾

114. ಅಲ್ಲಾಹನು ಮಹೋನ್ನತನು. ಯಥಾರ್ಥ ಸಾಮ್ರಾಟನು.³⁰ ನಿಮ್ಮ ಮೇಲೆ ಕುರ್ಆನಿನ 'ದಿವ್ಯವಾಣಿ' ಪರಿಪೂರ್ಣಗೊಳ್ಳುವುದಕ್ಕೆ ಮುಂಚೆಯೇ ಅದನ್ನು ಪರಿಸುವುದರಲ್ಲಿ ತವಕ ಪಡಬೇಡಿರಿ. "ಓ ನನ್ನ ಪ್ರಭೂ ನನಗೆ ಇನ್ನಷ್ಟು ಜ್ಞಾನ ದಯಪಾಲಿಸು" ಎಂದು ಪ್ರಾರ್ಥಿಸಿರಿ.³¹

فَتَعَلَى اللَّهِ الْمَلِكُ الْحَقُّ وَلَا تَعْجَلْ بِالْقُرْآنِ مِنْ قَبْلِ أَنْ يُقْضَى إِلَيْكَ وَحْيُهُ وَقُلْ رَدُّنِي إِلَىٰ عِلْمِي ﴿١١٤﴾

115. ನಾವು ಇದಕ್ಕೆ ಮುಂಚೆ ಆದಮರಿಗೊಂದು ಅಪ್ಪಣೆ ಕೊಟ್ಟಿದ್ದೆವು.

وَلَقَدْ عَهِدْنَا إِلَىٰ آدَمَ مِنْ قَبْلِ

29. ಅರ್ಥಾತ್- ಅಂತಹುದೇ ವಿಷಯ, ಬೋಧನೆ ಮತ್ತು ಉಪದೇಶಗಳನ್ನೊಳಗೊಂಡ ಗ್ರಂಥ. ಕುರ್ಆನಿನಲ್ಲಿ ಪ್ರಸ್ತಾಪಿಸಲಾಗಿರುವ ಎಲ್ಲ ವಿಷಯಗಳ ಕಡೆಗೆ ಇದರಲ್ಲಿ ಸೂಚಿಸಲಾಗಿದೆ.

30. ಕುರ್ಆನಿನಲ್ಲಿ ಸಾಮಾನ್ಯವಾಗಿ ಉಪನ್ಯಾಸವೊಂದರ ಕೊನೆಯಲ್ಲಿ ಇಂತಹ ಉದ್ಧರಣೆಗಳು ಬರುತ್ತವೆ. ಮಾತಿನ ಸಮಾಪ್ತಿ, ಅಲ್ಲಾಹನ ಸ್ತುತಿ ಮತ್ತು ಕೀರ್ತನೆಯೊಂದಿಗೆ ಆಗಬೇಕು ಎಂಬುದೇ ಇದರ ಉದ್ದೇಶ. ವಿವರಣಾತ್ಮಕ ಮತ್ತು ಹಿನ್ನೆಲೆಯನ್ನು ಗಮನಿಸಿದರೆ ಇಲ್ಲಿಗೆ ಒಂದು ಉಪನ್ಯಾಸ ಮುಕ್ತಾಯವಾಗುತ್ತದೆ ಎಂದು ಸ್ಪಷ್ಟವಾಗುತ್ತದೆ. 115ನೆಯ ಸೂಕ್ತದಿಂದ ಎರಡನೆಯ ಉಪನ್ಯಾಸ ಆರಂಭಗೊಳ್ಳುತ್ತದೆ.

31. ಈ ಶಬ್ದಗಳಿಂದ ಸ್ಪಷ್ಟವಾಗಿ ವ್ಯಕ್ತವಾಗುವುದೇನೆಂದರೆ ಪ್ರವಾದಿವರ್ಯರು(ಸ) ವಹೀಯನ್ನು ಸ್ವೀಕರಿಸುವಾಗ ಅದನ್ನು ಕಂಠಪಾಠ ಮಾಡಲು ಮತ್ತು ನಾಲಗೆಯಿಂದ ಪುನರಾವರ್ತಿತವು ಪ್ರಯತ್ನಿಸುತ್ತಿದ್ದಿರಬಹುದು. ಅದರಿಂದಾಗಿ ದಿವ್ಯಸಂದೇಶವನ್ನು ಆಲಿಸಲಿಕ್ಕಾಗಿ ಗಮನವನ್ನು ಕೇಂದ್ರೀಕರಿಸಲು ಅವರಿಗೆ ಸಾಧ್ಯವಾಗದೆ ಇದ್ದಿರಬಹುದು. ಈ ಸ್ಥಿತಿಯನ್ನು ಕಂಡು "ವಹೀ ಅವತೀರ್ಣಗೊಳ್ಳುವ ಸಂದರ್ಭದಲ್ಲಿ ಅದನ್ನು ಕಂಠಪಾಠ ಮಾಡಲು ಪ್ರಯತ್ನಿಸದಿರಿ" ಎಂದು ಅವರಿಗೆ ಆದೇಶ ನೀಡಲಾಗುತ್ತಿದೆ.

<p>ಆದರೆ ಅವರು ಮರೆತು ಬಿಟ್ಟರು ಮತ್ತು ನಾವು ಅವರಲ್ಲಿ ಸ್ಥಿರಚಿತ್ತವನ್ನು ಕಾಣಲಿಲ್ಲ.³²</p>	<p>فَنَسِيَ وَلَمْ نَجِدْ لَهُ عَزْمًا ﴿٣٠﴾</p>
<p>116. ನಾವು ದೇವಚರರೊಡನೆ ಆದಮರಿಗೆ ಸಾಷ್ಟಾಂಗವೆರಗಿರೆಂದು ಹೇಳಿದ್ದ ಆ ಸಂದರ್ಭವನ್ನು ಸ್ಮರಿಸಿರಿ. ಅವರೆಲ್ಲರೂ ಸಾಷ್ಟಾಂಗವೆರಗಿದರು. ಆದರೆ 'ಇಬ್ಲೀಸ'ನೊಬ್ಬನು ಮಾತ್ರ ನಿರಾಕರಿಸಿ ಬಿಟ್ಟನು.</p>	<p>وَإِذْ قُلْنَا لِلْمَلَائِكَةِ اسْجُدُوا لِآدَمَ فَسَجَدُوا إِلَّا إِبْلِيسَ طَأَبَى ﴿٣١﴾</p>
<p>117. ಆಗ ನಾವು ಆದಮರೊಡನೆ, "ಇವನು ನಿಮ್ಮ ಮತ್ತು ನಿಮ್ಮ ಪತ್ನಿಯ ಶತ್ರು. ಇವನು ನಿಮ್ಮಿಬ್ಬರನ್ನೂ ಸ್ವರ್ಗದಿಂದ ಹೊರಹಾಕಿಸಿ ನಿಮ್ಮನ್ನು ಗಂಡಾಂತರಕ್ಕೆ ಒಳಪಡಿಸದಿರಲಿ."</p>	<p>فَقُلْنَا يَا آدَمُ إِنَّ هَذَا عَدُوٌّ لَكَ وَلِزَوْجِكَ فَلَا يُخْرِجَنَّكَ مِنَ الْجَنَّةِ فَتَشقى ﴿٣٢﴾</p>
<p>118. ಇಲ್ಲಿರುವ ಸೌಕರ್ಯಗಳಿಂದಾಗಿ ನಿಮಗೆ ಹಸಿವೆ ಹಾಗೂ ನಗ್ನತೆ ಬಾಧಿಸುವುದಿಲ್ಲ.</p>	<p>إِنَّ لَكَ الْآلَاءَ تَجُوعَ فِيهَا وَلَا تَعْرَى ﴿٣٣﴾</p>
<p>119. ಮತ್ತು ನಿಮ್ಮನ್ನು ನೀರಡಕೆಯೂ ಬಿಸಿಲಿನ ಬೇಗೆಯೂ ಸತಾಯಿಸದು" ಎಂದೆವು.</p>	<p>وَأَنَّكَ لَا تَظْمَأُ فِيهَا وَلَا تَصْحَى ﴿٣٤﴾</p>
<p>120. ಆದರೆ ಶೈತಾನನು ಅವರನ್ನು ಪುಸಲಾಯಿಸಿದನು. "ಓ ಆದಮ್, ನಾನು ನಿಮಗೆ ಅಮರ ಜೀವನವೂ ಅನಂತ ಸಾಮ್ರಾಜ್ಯವೂ ಸಿಗುವಂತಹ ವ್ಯಕ್ತವನ್ನು ತೋರಿಸಲೇ?" ಎಂದು ಕೇಳಿ ತೊಡಗಿದನು.</p>	<p>فَوَسْوَسَ إِلَيْهِ الشَّيْطَانُ قَالَ يَا آدَمُ هَلْ أَدُلُّكَ عَلَى شَجَرَةٍ الْخُلْدِ وَمُلْكٍ لَّا يَبْئُتُ ﴿٣٥﴾</p>
<p>121. ಕೊನೆಗೆ ಇಬ್ಬರೂ (ದಂಪತಿಗಳು) ಆ ಮರದ ಫಲವನ್ನು ತಿಂದು ಬಿಟ್ಟರು. ಪರಿಣಾಮವಾಗಿ ತಕ್ಷಣವೇ ಅವರ ಗುಪ್ತಾಂಗಗಳು ಪರಸ್ಪರರಿಗೆ ಗೋಚರವಾದುವು ಮತ್ತು ಇಬ್ಬರೂ ತಮ್ಮನ್ನು ತಾವೇ ಸ್ವರ್ಗದ ಎಲೆಗಳಿಂದ ಮರೆಸತೊಡಗಿದರು.³³ ಆದಮ್ ತಮ್ಮ ಪ್ರಭುವಿನ ಆಜ್ಞೋಲ್ಲಂಘನೆ ಮಾಡಿದರು ಮತ್ತು ಸನ್ಮಾರ್ಗ ಬ್ರಷ್ಟರಾದರು.</p>	<p>فَأَكَلَا مِنْهَا فَبَدَّتْ لُهُمَا سَوَآتُهُمَا وَطَفِقَا يَخْصِفْنَ عَلَيْهِمَا مِنْ وَّرَقِ الْجَنَّةِ وَعَصَى آدَمُ رَبَّهُ فَغَوَى ﴿٣٦﴾</p>
<p>32. ಆದಮ್(ಅ), ಉದ್ದೇಶಪೂರ್ವಕವಾದ ಆಜ್ಞೋಲ್ಲಂಘನೆಯಿಂದಾಗಿ ಈ ಆಜ್ಞೆಗೆ ತಪ್ಪಿ ನಡೆದಿರಲಿಲ್ಲ. ಬದಲಾಗಿ ನಿರ್ಲಕ್ಷ್ಯ, ಮರೆತುಹೋದನು ಮತ್ತು ದೃಢನಿರ್ಧಾರದ ಕೊರತೆಯಿಂದಾಗಿ ಹಾಗೆ ಮಾಡಿದ್ದರೆಂದು ಇದರಿಂದ ವ್ಯಕ್ತವಾಗುತ್ತದೆ.</p> <p>33. ಬೇರೆ ಮಾತುಗಳಲ್ಲಿ ಹೇಳುವುದಾದರೆ ಆಜ್ಞೋಲ್ಲಂಘನೆ ಪ್ರಕಟವಾಗುತ್ತಲೇ ಅವರಿಗೆ ಆಡಳಿತ ವ್ಯವಸ್ಥೆಯ ಮೂಲಕ ಒದಗಿಸಲಾಗುತ್ತಿದ್ದ ಸೌಕರ್ಯಗಳೆಲ್ಲವೂ ಹಿಂದೆಗೆಯಲ್ಪಟ್ಟವು. ಆಡಳಿತ ವ್ಯವಸ್ಥೆಯ ಮೂಲಕ ನೀಡಲಾದ ಬಟ್ಟೆ ಕಸಿಯಲ್ಪಡುವ ಮೂಲಕ ಅದು ಮೊಟ್ಟಮೊದಲು ಪ್ರಕಟ ಗೊಂಡಿತು. ಆಹಾರ-ನೀರು ಮತ್ತು ನಿವಾಸದಿಂದ ವಂಚಿಸಲಾದ ಪ್ರಸಂಗ ಅನಂತರ ಎದುರಾಯಿತು.</p>	

122. ಅನಂತರ ಅವರ ಪ್ರಭು ಅವರನ್ನು ಪುನೀತಗೊಳಿಸಿದನು. ಅವರ ಪಶ್ಚಾತ್ತಾಪ ಸ್ವೀಕರಿಸಿದನು. ಅವರಿಗೆ ಸನ್ಮಾರ್ಗದರ್ಶನ ಮಾಡಿದನು³⁴.

ثُمَّ اجْتَبَاهُ رَبُّهُ فَتَابَ عَلَيْهِ وَهَدَىٰ ﴿٣٣﴾

123. ಮತ್ತು ನೀವಿಬ್ಬರೂ (ಮಾನವ ಮತ್ತು ಶೈತಾನ) ಇಲ್ಲಿಂದ ಇಳಿದು ಬಿಡಿರಿ. ನೀವು ಪರಸ್ಪರ ಶತ್ರುಗಳಾಗಿರುವಿರಿ. ಮುಂದೆ ನನ್ನ ವತಿಯಿಂದ ನಿಮಗೇನಾದರೂ ಮಾರ್ಗದರ್ಶನ ತಲುಪಿದರೆ, ನನ್ನ ಈ ಮಾರ್ಗದರ್ಶನವನ್ನು ಅನುಸರಿಸಿದವನು ದಾರಿಗಡಲಾರನು ಮತ್ತು ದುರದೃಷ್ಟಕ್ಕೆ ಒಳಗಾಗಲಾರನು.

قَالَ اهْبِطَا مِنْهَا جَبِينًا لِّبَعْضِكُم لِبَعْضٍ عَدُوٌّ ۗ فَمَا يُآتِيكُمْ مِنِّي هُدًى ۙ فَمَنِ اتَّبَعَ ۙ هَدَىٰ ۙ فَلَا يَضِلُّ ۙ وَلَا يَشْتَقِي ۙ ﴿٣٤﴾

124. ನನ್ನ ಉದ್ಘೋಷದಿಂದ ವಿಮುಖನಾದವನ ಜೀವನವು ಭೂಲೋಕದಲ್ಲಿ ಸಂಕೀರ್ಣವಾಗುವುದು³⁵ ಮತ್ತು ಪುನರುತ್ಥಾನದ ದಿನ ನಾವು ಅವನನ್ನು ಕುರುಡನನ್ನಾಗಿ ಮಾಡಿ ಎಬ್ಬಿಸುವೆವು" ಎಂದು ಹೇಳಿದನು.

وَمَنْ أَعْرَضَ عَن ذِكْرِي فَإِنَّ لَهُ مَعِيشَةً ضَنْكًا ۗ وَنَحْشُرُهُ يَوْمَ الْقِيَامَةِ أَعْمَىٰ ﴿٣٥﴾

125. ಅವನು, "ಓ ನನ್ನ ಪ್ರಭೂ ಭೂಲೋಕದಲ್ಲಿ ನಾನು ದೃಷ್ಟಿಯುಳ್ಳವನಾಗಿದ್ದೆ. ನನ್ನನ್ನು ಇಲ್ಲೇಕೆ ಕುರುಡನಾಗಿ ಎಬ್ಬಿಸಿದೆ?" ಎಂದು ಕೇಳುವನು.

قَالَ رَبِّ لِمَ حَشَرْتَنِي أَعْمَىٰ وَقَدْ كُنْتُ بَصِيرًا ﴿٣٦﴾

126. ಆಗ ಅಲ್ಲಾಹನು, "ನಮ್ಮ ವಚನಗಳು ನಿನ್ನ ಬಳಿಗೆ ಬಂದಿದ್ದಾಗ ನೀನು ಇದೇ ರೀತಿಯಲ್ಲಿ ಮರೆತು ಬಿಟ್ಟಿದ್ದೆ. ಹಾಗೆಯೇ ಇಂದು ನೀನು ಮರೆಯಲ್ಪಡುತ್ತಿರುವೆ" ಎನ್ನುವನು.

قَالَ كَذَلِكَ أَتَتْكَ آيَاتُنَا فَنَسِيْتَهَا ۖ وَكَذَلِكَ الْيَوْمَ تُنْسَىٰ ﴿٣٧﴾

127. ಹೀಗೆ ನಾವು ಹದ ತಪ್ಪಿ ಸಾಗುವವನಿಗೂ ತನ್ನ ಪ್ರಭುವಿನ ವಚನಗಳ ಮೇಲೆ ವಿಶ್ವಾಸವಿರಿಸದವನಿಗೂ (ಭೂಲೋಕದಲ್ಲಿ) ಪ್ರತಿಫಲ ಕೊಡುತ್ತೇವೆ ಮತ್ತು ಪರಲೋಕದ ಯಾತನೆಯು ಅಧಿಕ ಪ್ರಚಂಡವೂ ಹೆಚ್ಚು ಶಾಶ್ವತವೂ ಆಗಿರುತ್ತದೆ.

وَكَذَلِكَ نَجْزِي مَنْ أَسْرَفَ وَلَمْ يُؤْمِنْ بِآيَاتِ رَبِّهِ ۗ وَلَعَذَابُ الْآخِرَةِ أَشَدُّ وَأَبْغَىٰ ﴿٣٨﴾

34. ಅರ್ಥಾತ್- ಅವರನ್ನು ಶೈತಾನನಂತೆ ದೇವಸನ್ನಿಧಿಯಿಂದ ಬಹಿಷ್ಕರಿಸಲಾಗಲಿಲ್ಲ. ಅವರು ಸಂಕೋಚಪಟ್ಟು ಲಜ್ಜೆಯೊಂದಿಗೆ ಮರಳಿದಾಗ ಅಲ್ಲಾಹನು ಅವರೊಂದಿಗೆ ಕಾರುಣ್ಯದಿಂದ ವರ್ತಿಸಿದನು.

35. ಲೋಕದಲ್ಲಿ ಜೀವನವನ್ನು ಇಕ್ಕಟ್ಟಿಗೆ ಸಿಲುಕಿಸುವುದೆಂದರೆ ಅವನಿಗೆ ಬಡತನ ಎದುರಾಗುವುದು ಎಂದಲ್ಲ. ಅರ್ಥಾತ್, ಇಲ್ಲಿ ಅವನಿಗೆ ಶಾಂತಿ ದೊರೆಯಲಾರದು. ಕೋಟ್ಯಾಧಿಪತಿಯಾದರೂ ಅವನು ನೆಮ್ಮದಿಯಿಂದಿರಲಾರನು. ಸಪ್ತಖಂಡಗಳ ಆಡಳಿತಾಧಿಕಾರಿಯಾಗಿ ಮಾರ್ಪಟ್ಟರೂ ತಳಮಳ, ಕಾತರ ಮತ್ತು ಅಶಾಂತ ಸ್ಥಿತಿಯಿಂದ ಮುಕ್ತವಾಗಿರಲಾರನು. ಸಾವಿರಾರು ರೀತಿಯ ಅಕ್ರಮ ಯೋಜನೆಗಳ ಮೂಲಕ ಅವನು ಕೆಲವು ಲೌಕಿಕ ಯಶಸ್ಸನ್ನು ದಕ್ಕಿಸಿಕೊಳ್ಳುವನು. ಅದೇ ವೇಳೆ ತನ್ನ ಆತ್ಮಸಾಕ್ಷಿಯೊಂದಿಗೂ ಸುತ್ತಮುತ್ತಲಿನ ಸಮಸ್ತ ಸಾಮಾಜಿಕ ವಾತಾವರಣದೊಂದಿಗೂ ಅವನು ಸಂಘರ್ಷ ಮುಂದುವರಿದಿರುವುದು. ಅದರಿಂದಾಗಿ ಶಾಂತಿ-ಸಮಾಧಾನ ಮತ್ತು ನೈಜ ಸಂತೋಷ ಅವನಿಗಿಂದೂ ಪ್ರಾಪ್ತವಾಗಲಾರದು.

128. ಇವರಿಗಿಂತ ಮುಂಚೆ ನಾವು ಅದೆಷ್ಟೋ ಜನಾಂಗಗಳನ್ನು ನಾಶ ಗೊಳಿಸಿರುತ್ತೇವೆ. ಅವರ (ಪಾಳು ಬಿದ್ದ) ನಾಡುಗಳಲ್ಲಿ ಇವರು ಸಂಚರಿಸುತ್ತಾರೆ. (ಇತಿಹಾಸದ ಈ ಪಾಠದಿಂದ) ಇವರಿಗೇನೂ ಮಾರ್ಗದರ್ಶನ ಸಿಗಲಿಲ್ಲವೇ? ವಾಸ್ತವದಲ್ಲಿ ಬುದ್ಧಿಶಾಲಿಗಳಿಗೆ ಇದರಲ್ಲಿ ಅನೇಕ ನಿದರ್ಶನಗಳಿವೆ.

أَفَلَمْ يَهْدِ لَهُمْ كَمَا أَهْلَكْنَا قَبْلَهُمْ مِّنَ
الْقُرُونِ يَمْشُونَ فِي مَسْجِدِهِمْ إِنَّ فِي
ذَلِكَ لَآيَاتٍ لِّأُولِي النُّهَى ﴿١٢٨﴾

129. ಒಂದು ವಿಷಯವು ನಿನ್ನ ಪ್ರಭುವಿನ ಕಡೆಯಿಂದ ಮೊದಲೇ ನಿರ್ಧರಿಸಲ್ಪಡದಿರುತ್ತಿದ್ದರೆ ಹಾಗೂ ಕಾಲಾವಕಾಶದ ಅವಧಿ ಯೊಂದು ನಿಶ್ಚಿತವಾಗದಿರುತ್ತಿದ್ದರೆ ಇವರ ತೀರ್ಮಾನವನ್ನೂ ಮಾಡಿ ಮುಗಿಸಿಯೇ ಬಿಡಲಾಗುತ್ತಿತ್ತು.

وَلَوْلَا كَلِمَةٌ سَبَقَتْ مِنْ رَبِّكَ لَكَانَ
لِزَامًا وَآجَلٌ مُّسَمًّى ﴿١٢٩﴾

130. ಆದುದರಿಂದ ಓ ಪೈಗಂಬರರೇ, ಅವರ ಮಾತುಗಳ ಬಗ್ಗೆ ತಾಳ್ಮೆ ವಹಿಸಿರಿ ಮತ್ತು ಸೂರ್ಯೋದಯಕ್ಕೆ ಹಾಗೂ ಸೂರ್ಯಾಸ್ತ ಮಾನಕ್ಕೆ ಮುಂಚೆ ನಿಮ್ಮ ಪ್ರಭುವಿನ ಸ್ತುತಿಸ್ತೋತ್ರದೊಂದಿಗೆ ಅವನ ಪಾವಿತ್ರವನ್ನು ಕೊಂಡಾಡಿರಿ ಮತ್ತು ರಾತ್ರಿ ವೇಳೆಗಳಲ್ಲಿಯೂ ಹಗಲಿನ ಕಿನಾರೆಗಳಲ್ಲಿಯೂ³⁶ ಅವನ ಪಾವಿತ್ರವನ್ನು ಸ್ತುತಿಸಿರಿ. ಇದರಿಂದ ನೀವು ಸಂತ್ಯಪ್ತರಾಗಲೂ ಬಹುದು.³⁷

فَأصْبِرْ عَلَىٰ مَا يَقُولُونَ وَسَبِّحْ بِحَمْدِ
رَبِّكَ قَبْلَ طُلُوعِ الشَّمْسِ وَقَبْلَ
غُرُوبِهَا وَمِنَ اللَّيْلِ فَسَبِّحْهُ
وَآطْرَافَ النَّهَارِ لَعَلَّكَ تَرْضَىٰ ﴿١٣٠﴾

131. ನಾವು ಇವರ ಪೈಕಿ ನಾನಾ ವಿಧದ ಜನರಿಗೆ ನೀಡುವ ಐಹಿಕ ಭೋಗ ವಿಲಾಸಗಳತ್ತ ಕಣ್ಣೆತ್ತಿಯೂ ನೋಡಬೇಡಿರಿ. ಅವುಗಳ ನ್ನಂತು ನಾವು ಪರೀಕ್ಷಿಸಲಿಕ್ಕಾಗಿ ಅವರಿಗೆ ಕೊಟ್ಟಿರುತ್ತೇವೆ ಮತ್ತು ನಿನ್ನ ಪ್ರಭು ನೀಡಿರುವ ಧರ್ಮಸಮ್ಮತ ಜೀವನಾ ಧಾರವೇ³⁸ ಶ್ರೇಷ್ಠವೂ ಶಾಶ್ವತವೂ ಆಗಿರುತ್ತದೆ.

وَلَا تَمُدَّنَّ عَيْنَيْكَ إِلَىٰ مَا مَتَّعْنَا بِهِ
أَزْوَاجًا مِّمَّهُمْ زُخْرًا حَيٰوةِ الدُّنْيَا
لِنَفِيئَهُنَّ فِيهِ وَرِزْقٌ رَّبِّكَ خَيْرٌ وَأَبْقَىٰ ﴿١٣١﴾

132. ನಿಮ್ಮ ಮನೆಯವರಿಗೆ ನಮಾಝಿನ ಅಪ್ಪಣೆ ಕೊಡಿರಿ ಮತ್ತು

وَأْمُرْ أَهْلَكَ بِالصَّلٰوةِ وَاصْطَبِرْ عَلَيْهَا ۗ

36. 'ಪ್ರಭುವಿನ ಸ್ತುತಿ ಸ್ತೋತ್ರಗಳೊಂದಿಗೆ ಅವನ ಪಾವಿತ್ರವನ್ನು ಕೊಂಡಾಡಿರಿ' ಎಂದರೆ ನಮಾಝ್ ಮಾಡುವುದಾಗಿದೆ. ಅದರ ಸಮಯದ ಕುರಿತೂ ಇಲ್ಲಿ ಸ್ಪಷ್ಟವಾಗಿ ಸೂಚಿಸಲಾಗಿದೆ. ಸೂರ್ಯೋದಯಕ್ಕೆ ಮೊದಲು ಫಜ್ರ್, ನಮಾಝ್, ಸೂರ್ಯಾಸ್ತಮುಕ್ಕೆ ಮೊದಲು ಅಸರ್ ನಮಾಝ್, ರಾತ್ರಿಯ ವೇಳೆ ಇಷಾ ಮತ್ತು ತಹಜ್ಜುದ್ ನಮಾಝ್. ಇನ್ನು ಹಗಲಿನ ಕಿನಾರೆಗಳೆಂದರೆ ಅವು ಮೂರು ವೇಳೆಗಳಾಗಲು ಸಾಧ್ಯ. ಮೊದಲನೆಯ ಕಿನಾರೆ ಪ್ರಾತಃಕಾಲ, ಎರಡನೆಯ ಕಿನಾರೆ ಸೂರ್ಯ ನಡುನೆತ್ತಿಯಿಂದ ಕೆಳಗಿಳಿಯುವ ಸಮಯ, ಮೂರನೆಯ ಕಿನಾರೆ ಮುಸ್ಸಂಜೆ. ಆದ್ದರಿಂದ ಹಗಲಿನ ಕಿನಾರೆಗಳೆಂದರೆ ಫಜ್ರ್, ಝಹರ್ ಮತ್ತು ಮಗ್ರಿಬ್ ನಮಾಝ್ಗಳಾಗಿವೆ.

37. ಇದಕ್ಕೆ ಎರಡು ಅರ್ಥಗಳಿರಲು ಸಾಧ್ಯವಿದೆ. ಮೊದಲನೆಯದಾಗಿ ನೀವು ಸತ್ಯಪ್ರಚಾರ ಕಾರ್ಯಕ್ಕಾಗಿ ತರತರದ ಅರೋಚಕ ಮಾತುಗಳನ್ನು ಕೇಳಬೇಕಾಗಿ ಬರುತ್ತಿರುವ ಇಂದಿನ ಪರಿಸ್ಥಿತಿಯಲ್ಲೇ ಸಂತ್ಯಪ್ತರಾಗಿರಿ. ಎರಡನೆಯದಾಗಿ ನೀವು ಈ ಕಾರ್ಯವನ್ನು ಮಾಡಿ ನೋಡಿ. ಅದರಿಂದ ನಿಮ್ಮ ಮನಸ್ಸಿಗೆ ಸಂತೋಷ ಉಂಟಾಗುವಂತಹ ಪರಿಣಾಮ ಹೊರಬರುವುದು.

38. 'ರಿಝ್ಕ್' ಎಂಬುದನ್ನು ನಾವು 'ಧರ್ಮಸಮ್ಮತ ಜೀವನಾಧಾರ'ವೆಂದು ಅನುವಾದಿಸಿದ್ದೇವೆ. ಏಕೆಂದರೆ ಅಲ್ಲಾಹನು ನಿಷಿದ್ಧ ಸಂಪತ್ತನ್ನು 'ಅಲ್ಲಾಹನ ರಿಝ್ಕ್' ಎಂದು ಎಲ್ಲೂ ಕರೆದಿಲ್ಲ.

ಸ್ವಂತ ನೀವೂ ಅದನ್ನು ಸಂಸ್ಥಾಪಿಸಿರಿ. ನಾವು ನಿಮ್ಮಿಂದ ಜೀವ ನಾಧಾರವನ್ನೇನೂ ಕೇಳುವುದಿಲ್ಲ. ಜೀವನಾಧಾರವನ್ನಾದರೂ ನಾವೇ ನಿಮಗೆ ಕೊಡುತ್ತಿದ್ದೇವೆ. ಪರಿಣಾಮದ ಶ್ರೇಷ್ಠತೆಯು, 'ಧರ್ಮನಿಷ್ಠೆ'ಗೆ ಮಾತ್ರವಿರುತ್ತದೆ.

لَا نَسْأَلُكَ رِزْقًا نَحْنُ نَرْزُقُكَ ط
وَالْعَاقِبَةُ لِلتَّقْوَى ٣٧

133. ಈ ವ್ಯಕ್ತಿ ತನ್ನ ಪ್ರಭುವಿನ ಕಡೆಯಿಂದ ನಿದರ್ಶನ (ಪವಾಡ) ವನ್ನೇನೂ ತರುವುದಿಲ್ಲವೆಕೆ ಎಂದು ಅವರು ಕೇಳುತ್ತಾರೆ. ಅವರ ಬಳಿಗೆ ಹಿಂದಿನ ಗ್ರಂಥಗಳ ಸಕಲ ಶಿಕ್ಷಣಗಳ ಸುಸ್ಪಷ್ಟ ವಿವರಣೆ ಬರಲಿಲ್ಲವೇ? 39

وَقَالُوا لَوْلَا يَا تِينًا بَايَعْتَهُ مِنْ رَبِّهِ أَوْ كَمْ
تَأْتِيهِمْ بَيِّنَةٌ مَّا فِي الصُّحُفِ الْأُولَى ٣٩


134. ಅದು ಬರುವುದಕ್ಕೆ ಮುಂಚೆ ನಾವು ಅವರನ್ನು ಯಾವುದಾದ ರೊಂದು ಯಾತನೆಯಿಂದ ನಾಶಗೊಳಿಸಿ ಬಿಡುತ್ತಿದ್ದರೆ, "ಓ ನಮ್ಮ ಪ್ರಭೂ, ನೀನು ನಮ್ಮ ಬಳಿಗೆ ಓರ್ವ ಸಂದೇಶವಾಹಕನನ್ನೇಕೆ ಕಳುಹಿಸಲಿಲ್ಲ? ನಾವು ನಿಂದ್ಯರೂ ನೀಚರೂ ಆಗುವುದಕ್ಕೆ ಮುಂಚೆಯೇ ನಾವು ನಿನ್ನ ವಚನಗಳ ಅನುಸರಣೆ ಮಾಡಿಕೊಳ್ಳುತ್ತಿದ್ದೆವಲ್ಲ!" ಎಂದು ಇವರೇ ಹೇಳುತ್ತಿದ್ದರು.

وَلَوْ أَتَا أَهْلَكُم مِّنْ بَعْدِ ابِّ مِنْ قَبْلِهِ لَقَالُوا
رَبَّنَا لَوْلَا أَرْسَلْتَ إِلَيْنَا رَسُولًا فَتَنَّبِعَ
أَيَّتِكَ مِنْ قَبْلِ أَنْ نُنَازِلَ وَنَحْزَى ٣٩

135. ಓ ಪೈಗಂಬರರೇ, - ಪ್ರತಿಯೊಬ್ಬನೂ ಕರ್ಮಫಲದ ಪ್ರತೀಕ್ಷೆಯಲ್ಲೇ ಇದ್ದಾನೆ, ಆದ್ದರಿಂದ ನೀರೀಕ್ಷಿಸುತ್ತಲಿರಿ, ಯಾರು ನೇರ ಮಾರ್ಗ ದಲ್ಲಿ ನಡೆಯುವವರು ಮತ್ತು ಯಾರು ಸನ್ಮಾರ್ಗದರ್ಶನ ಹೊಂದಿದವರೆಂದು ಸದ್ಯವೇ ನಿಮಗೆ ತಿಳಿದು ಬರುವುದು, ಎಂದು ಅವರೊಡನೆ ಹೇಳಿರಿ.

قُلْ كُلُّ مُتَرَبِّصٍ فَتَرَبِّصُوا ٤٠ فَسَتَعْلَمُونَ
مَنْ أَصْحَابُ الصِّرَاطِ السَّوِيِّ وَمَنْ
أَهْتَدَى ٤٠

39. ಅರ್ಥಾತ್- ನಿಮ್ಮ ಪೈಕಿಯ ನಿರಕ್ಷರಿಯೊಬ್ಬ, ಆರಂಭದಿಂದ ಈತನಕ ದಿವ್ಯಗ್ರಂಥಗಳಲ್ಲಿ ಬಂದಿರುವ ವಿಷಯ ಮತ್ತು ಬೋಧನೆಗಳ ಸಾರವನ್ನು ಹೊಂದಿರುವಂತಹ ಗ್ರಂಥವೊಂದನ್ನು ಸಮರ್ಪಿಸಿರುವುದು ಪವಾಡವೆನ್ನಲು ಸಾಕಾಗದೇ? ಮಾನವನ ಮಾರ್ಗದರ್ಶನಕ್ಕೆ ಆ ಗ್ರಂಥಗಳಲ್ಲಿದ್ದುದನ್ನೆಲ್ಲಾ ಇದರಲ್ಲಿ ಕ್ರೋಡೀಕರಿಸಲಾಗಿದೆ. ಮಾತ್ರವಲ್ಲ ಮರಳುಗಾಡಿನ ಬದ್ಲೂಗಳು ಅದನ್ನು ತಿಳಿದು ಅದರಿಂದ ಪ್ರಯೋಜನ ಪಡೆಯುವಂತಹ ರೂಪದಲ್ಲಿ ಅದನ್ನು ಸುವ್ಯಕ್ತ ಗೊಳಿಸಲಾಗಿದೆ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. *ಜನರ ಲೆಕ್ಕಾಚಾರದ ಸಮಯ ಸಮೀಪಿಸಿದೆ ಮತ್ತು ಅವರಾದರೋ ನಿರ್ಲಕ್ಷ್ಯದಿಂದ ಮುಖ ತಿರುಗಿಸಿಕೊಂಡಿದ್ದಾರೆ.
2. ಅವರ ಪ್ರಭುವಿನ ಕಡೆಯಿಂದ ಅವರ ಬಳಿಗೆ ಬರುವ ಯಾವುದೇ ಹೊಸ ಉಪದೇಶವನ್ನು ಆಚೋಟಿಗಳಲ್ಲಿ ತಲ್ಲೀನರಾಗಿದ್ದುಕೊಂಡು ಅಲಕ್ಷ್ಯಭಾವದಿಂದ ಕೇಳುತ್ತಾರೆ.
3. ಅವರ ಮನಸ್ಸು (ಬೇರೆಯೇ ವಿಚಾರಗಳಲ್ಲಿ) ತನ್ಮಯವಾಗಿವೆ. "ಇವನು ನಿಮ್ಮಂತೆಯೇ ಇರುವ ಓರ್ವ ಮನುಷ್ಯನೇ ತಾನೇ! ಹೀಗಿರುವಾಗ ನೀವು ಕಣ್ಣಾರೆ ಕಾಣುತ್ತ ಮಾಟದ ಬಲೆಯಲ್ಲಿ ಸಿಕ್ಕಿ ಬೀಳುವಿರಾ?" ಎಂದು ಅಕ್ರಮಿಗಳು ಪರಸ್ಪರ ಪಿಸು ಗುಟ್ಟುತ್ತಾರೆ.
4. ಸಂದೇಶವಾಹಕರು ಹೇಳಿದರು: "ನನ್ನ ಪ್ರಭು ಆಕಾಶದಲ್ಲೂ ಭೂಮಿಯಲ್ಲೂ ಆಡಲಾಗುವ ಪ್ರತಿಯೊಂದು ಮಾತನ್ನೂ ಅರಿಯುತ್ತಾನೆ. ಅವನು ಸರ್ವಶ್ರುತನೂ ಸರ್ವಜ್ಞನೂ ಆಗಿರುತ್ತಾನೆ."
5. "ವಾಸ್ತವದಲ್ಲಿ ದಿಕ್ಕೆಟ್ಟ ಕನಸುಗಳಿವು- ನಿಜವಾಗಿ ಇದೆಲ್ಲ ಇವನು



بِسْمِ اللَّهِ الرَّحْمَنِ الرَّحِيمِ

إِقْتَرَبَ لِلنَّاسِ حِسَابُهُمْ وَهُمْ فِي غَفْلَةٍ مُّعْرِضُونَ ﴿١﴾

مَا يَأْتِيهِمْ مِنْ ذِكْرٍ مِنْ رَبِّكَ مُخَيَّرٍ إِلَّا اسْتَعْوَاهُ وَهُمْ يَلْعَبُونَ ﴿٢﴾

لَاهِيَةً قُلُوبُهُمْ وَأَسْرَأَ النَّجْوَىٰ لِلَّذِينَ ظَلَمُوا هَلْ هَذَا إِلَّا بَشْرٌ مِثْلُكُمْ أَفَتَأْتُونَ السَّحَرَ وَانْتُمْ تُبْصِرُونَ ﴿٣﴾

قُلْ رَبِّي يَعْلَمُ الْقَوْلَ فِي السَّمَاءِ وَالْأَرْضِ وَهُوَ السَّمِيعُ الْعَلِيمُ ﴿٤﴾

بَلْ قَالُوا أَضْغَاثُ أَحْلَامٍ بَل

*ಇಲ್ಲಿಂದ 17ನೆಯ ಕಾಂಡ ಆರಂಭ.

1. ಅರ್ಥಾತ್- ಪ್ರವಾದಿಯು ಆ ಸುಳ್ಳು ಪ್ರಚಾರ ಮತ್ತು ರಹಸ್ಯ ಮಾತುಗಳ ಅಭಿಯಾನಕ್ಕೆ ಕೊಟ್ಟ ಉತ್ತರವಿಷ್ಟೆ: "ನೀವು ಹೇಳುತ್ತಿರುವ ಮಾತುಗಳನ್ನೆಲ್ಲಾ ಅಲ್ಲಾಹನು ಕೇಳುವವನೂ ಅರಿಯುವವನೂ ಆಗಿದ್ದಾನೆ. ಅದನ್ನು ನೀವು ಚೋರಾಗಿ ಹೇಳಿದರೂ ಮೆಲುಧ್ವನಿಯಲ್ಲಿ ಕಿವಿಯಲ್ಲಿ ಉಸುರಿದರೂ ಸರಿಯೇ" ಅನ್ಯಾಯದಿಂದ ವರ್ತಿಸಲು ಆ ಶತ್ರುಗಳಿಗೆ ಅವರಂದೂ ನೇರವಾದ ಪ್ರತ್ಯುತ್ತರವನ್ನು ಕೊಡಲು ಮುಂದಾಗಲಿಲ್ಲ.

ಸ್ವಂತ ಕಲ್ಪನೆ. ನಿಜವಾಗಿ ಇವನೊಬ್ಬ ಕವಿ ಅನ್ಯಥಾ ಗತಕಾಲದ ಸಂದೇಶವಾಹಕರು ನಿದರ್ಶನಗಳೊಂದಿಗೆ ಕಳುಹಿಸಲ್ಪಟ್ಟಿರುವಂತೆ ಇವನೂ ಒಂದು ನಿದರ್ಶನ ತರಲಿ" ಎಂದು ಅವರು ಹೇಳುತ್ತಾರೆ.

6. ವಸ್ತುತಃ ಇವರಿಗಿಂತ ಮುಂಚೆ ನಾವು ನಾಶಗೊಳಿಸಿದ ಯಾವ ನಾಡೂ ವಿಶ್ವಾಸವಿರಿಸಲಿಲ್ಲ. ಈಗ ಇವರು ವಿಶ್ವಾಸವಿರಿಸುವರೇ?

7. ಪೈಗಂಬರರೇ, ನಾವು ನಿಮಗಿಂತ ಮುಂಚೆಯೂ ಮನುಷ್ಯರನ್ನೇ ಸಂದೇಶವಾಹಕರಾಗಿ ರವಾನಿಸಿದ್ದೆವು. ಅವರ ಮೇಲೆ ನಾವು 'ದಿವ್ಯವಾಣಿ' ಮಾಡುತ್ತಿದ್ದೆವು. ನಿಮಗೆ ಗೊತ್ತಿಲ್ಲದಿದ್ದರೆ ಗ್ರಂಥದವ ರೊಡನೆ ಕೇಳಿರಿ.

8. ನಾವು ಆ ಸಂದೇಶವಾಹಕರಿಗೆ ಆಹಾರವನ್ನು ಸೇವಿಸದಂತಹ ಶರೀರವನ್ನು ನೀಡಿರಲಿಲ್ಲ ಮತ್ತು ಅವರು ಸದಾ ಕಾಲ ಬದುಕು ವವರೂ ಆಗಿರಲಿಲ್ಲ.

9. ಕೊನೆಗೆ ನಾವು ಅವರೊಡನೆ ಮಾಡಿದ ನಮ್ಮ ವಾಗ್ದಾನವನ್ನು ಪೂರೈಸಿದೆವು ಮತ್ತು ಅವರನ್ನೂ ನಾವಿಚ್ಛಿಸಿದ ಇತರರನ್ನೂ ರಕ್ಷಿಸಿದೆವು ಮತ್ತು ಹದಮೀರಿದವರನ್ನು ನಾಶಗೊಳಿಸಿ ಬಿಟ್ಟೆವು.

10. ಜನರೇ, ನಾವು ನಿಮ್ಮದೇ ಪ್ರಸ್ತಾಪವಿರುವಂತಹ ಒಂದು ಗ್ರಂಥ ವನ್ನು ನಿಮ್ಮ ಕಡೆಗೆ ಕಳುಹಿಸಿರುವೆವು. ನೀವು ವಿವೇಚಿಸುವು ದಿಲ್ಲವೇ?

11. ಎಷ್ಟೋ ಅಕ್ರಮಿ ನಾಡುಗಳನ್ನು ನಾವು ಧ್ವಂಸಗೊಳಿಸಿ ಬಿಟ್ಟೆವು ಮತ್ತು ಅವರ ಬಳಿಕ ಬೇರೊಂದು ಜನಾಂಗವನ್ನು ಮೇಲಕ್ಕೆ ತಂದೆವು.

12. ಅವರಿಗೆ ನಮ್ಮ ಯಾತನೆಯ ಅರಿವಾದಾಗ ಅಲ್ಲಿಂದ ಪಲಾಯನ ಮಾಡತೊಡಗಿದರು.

اَفْتَرَاهُ بَلْ هُوَ شَاعِرٌ فَلْيَأْتِنَا
بِآيَةٍ كَمَا أُرْسِلَ الْاَوَّلُونَ ⑤

مَا اَمَنَتْ قَبْلَهُمْ مِنْ قَرِيَةٍ اَهْلَكْنَاهَا
اَقْتَهُمْ يُؤْمِنُونَ ⑥

وَمَا اَرْسَلْنَا قَبْلَكَ اِلَّا رِجَالًا نُوْحِيْ
اِلَيْهِمْ فَسَخَّلْنَا اَهْلَ الدِّكْرِ
اِنْ كُنْتُمْ لَا تَعْلَمُونَ ⑦

وَمَا جَعَلْنَاهُمْ جَسَدًا اِلَّا يَأْكُلُوْنَ
الطَّعَامَ وَمَا كَانُوْا خٰلِدِيْنَ ⑧

ثُمَّ صَدَقْنَاهُمُ الْوَعْدَ فَاَنْجَبْنَاهُمْ
وَمَنْ نَّشَاءُ وَاهْلَكْنَا الْمُسْرِفِيْنَ ⑨

لَقَدْ اَنْزَلْنَا اِلَيْكُمْ كِتٰبًا فِيْهِ ذِكْرُكُمْ
اَفَلَا تَعْقِلُوْنَ ⑩

وَكُمْ قَصَصْنَا مِنْ قَرِيَةٍ كَانَتْ
ظٰلِمَةً ۗ وَاَنْشَاْنَا بَعْدَهَا قَوْمًا اٰخَرِيْنَ ⑪

فَلَمَّا اَحْسَبُوْا بَاْسَنَا اِذَا هُمْ
مِنْهَا يَرْكُضُوْنَ ⑫

2. ಅರ್ಥಾತ್- ಇದರಲ್ಲಿ ಭ್ರಾಮಕ ವಿಷಯಗಳೇನೂ ಇಲ್ಲ. ನಿಮ್ಮ ಪ್ರಸ್ತಾಪವೇ ಇದೆ. ನಿಮ್ಮ ಮನೋಭಾವ ಮತ್ತು ಜೀವನದ ವ್ಯವಹಾರಗಳನ್ನು ಇದರಲ್ಲಿ ಚರ್ಚಿಸಲಾಗಿದೆ. ನಿಮ್ಮ ಪ್ರಕೃತಿ, ಸೃಷ್ಟಿಯ ಸ್ವರೂಪ ಮತ್ತು ಉಗಮ-ಅಂತ್ಯಗಳ, ಬಗ್ಗೆ ಇದರಲ್ಲಿ ಪ್ರಸ್ತಾಪವಿದೆ. ಸತ್ಯವನ್ನು ಸೂಚಿಸುತ್ತಿರುವಂತಹ ನಿಮ್ಮ ನಡುವೆಯೇ ಇರುವ ದೃಷ್ಟಾಂತಗಳನ್ನು ಆಯ್ದು ಸಮರ್ಪಿಸಲಾಗಿದೆ. ನಿಮ್ಮ ಚಾರಿತ್ರ್ಯದಲ್ಲಿನ ಸದ್ಗುಣ-ದುರ್ಗುಣಗಳ ನಡುವಿನ ಅಂತರವನ್ನು ಸ್ಪಷ್ಟಪಡಿಸಿ ತೋರಿಸಲಾಗಿದೆ. ಅವುಗಳೆಲ್ಲವೂ ಸರಿಯಾಗಿವೆ ಎಂದು ನಿಮ್ಮ ಆತ್ಮಸಾಕ್ಷಿಯೇ ಹೇಳುತ್ತದೆ. ಹಾಗಿರುವಾಗ ನಿಮ್ಮ ಬುದ್ಧಿಗೆ ಎಟುಕಲಾರದಂತಹ ಗೊಂದಲಮಯ ಮತ್ತು ಅಸ್ಪಷ್ಟ ವಿಚಾರ ಅದರಲ್ಲಿ ಯಾವುದಿದೆ?

13. (ಆಗ ಹೇಳಲಾಯಿತು:) "ಓಡಬೇಡಿರಿ, ನೀವು ಸುಖಿಸುತ್ತಿದ್ದಂತಹ ಆ ಭೋಗ ಸಾಮಗ್ರಿಗಳ ಕಡೆಗೆ ಮತ್ತು ನಿಮ್ಮ ಆ ಮನೆಗಳಿಗೇ ಹೋಗಿರಿ, ನೀವು ಪ್ರಶ್ನಿಸಲ್ಪಡಲೂ ಬಹುದು."³
14. ಆಗ ಅವರು, "ಅಯ್ಯೋ, ನಮ್ಮ ದುರದೃಷ್ಟವೇ! ನಿಜಕ್ಕೂ ನಾವು ಅಪರಾಧಿಗಳಾಗಿದ್ದೆವು" ಎನ್ನತೊಡಗಿದರು.
15. ಮತ್ತು ನಾವು ಅವರನ್ನು ಕೊಯ್ದು ಪೈರಾಗಿ ಹಾಗೂ ಕಿಡಿಯಾರಿದ ಬೂದಿಯ ರಾಶಿಯಾಗಿ ಮಾಡುವ ವರೆಗೂ ಅವರು ಹಾಗೆಯೇ ರೋದಿಸುತ್ತಿದ್ದರು.
16. ನಾವು ಆಕಾಶವನ್ನೂ ಭೂಮಿಯನ್ನೂ ಅವುಗಳಲ್ಲಿ ಇರುವುದೆಲ್ಲವನ್ನೂ ಬರಿಯ ಲೀಲೆಗಾಗಿ ಸೃಷ್ಟಿಸಲಿಲ್ಲ.
17. ನಾವು ಒಂದು ಆಟದ ವಸ್ತುವನ್ನು ತಯಾರಿಸಲಿಚ್ಛಿಸಿದ್ದರೆ ಮತ್ತು ಅಷ್ಟು ಮಾತ್ರ ನಮಗೆ ಮಾಡಲಿಕ್ಕಿರುತ್ತಿದ್ದರೆ ನಾವದನ್ನು ನಮ್ಮ ಬಳಿಯೇ ಮಾಡಿಕೊಳ್ಳುತ್ತಿದ್ದೆವು.⁴
18. ಆದರೆ ನಾವಂತು ಮಿಥ್ಯದ ಮೇಲೆ ಸತ್ಯದ ಹೊಡೆತ ಬೀಳಿಸುತ್ತೇವೆ. ಇದು ಮಿಥ್ಯದ ತಲೆಯನ್ನು ಒಡೆದು ಹಾಕುತ್ತದೆ ಮತ್ತು ಅದು ನೋಡುತ್ತಿದ್ದಂತೆಯೇ ಅಳಿದು ಹೋಗುತ್ತದೆ. ನೀವು ಸೃಷ್ಟಿಸುವ ಮಾತುಗಳಿಂದಾಗಿಯೇ (ನಿಮಗೆ) ವಿನಾಶ ಕಾದಿದೆ.
19. ಆಕಾಶದಲ್ಲೂ ಭೂಮಿಯಲ್ಲೂ ಇರುವ ಸೃಷ್ಟಿಗಳೆಲ್ಲವೂ ಅಲ್ಲಾಹ ನವು ಮತ್ತು ಅವನ ಬಳಿಯಲ್ಲಿರುವವರು (ದೇವಚರರು) ತಾವು ದೊಡ್ಡವರೆಂದೇನಿಸಿ ಅವನ ದಾಸ್ಯ-ಆರಾಧನೆಯಿಂದ ವಿಮುಖಿ ರಾಗುವುದೂ ಇಲ್ಲ ಬಳಲುವುದೂ ಇಲ್ಲ.⁵

لَا تَرْكُضُوا وَارْجِعُوا إِلَىٰ مَا أُتْرِفْتُمْ فِيهِ وَمَسْكِنِكُمْ لَعَلَّكُمْ تَسْكُونُونَ ﴿١٣﴾

قَالُوا يَا وَيْلَنَا إِنَّا كُنَّا ظَالِمِينَ ﴿١٤﴾

فَمَا زَالَتْ تِلْكَ دَعْوَاهُمْ حَتَّىٰ جَعَلْنَاهُمْ حَصِيدًا خَبِيبِينَ ﴿١٥﴾

وَمَا خَلَقْنَا السَّمَاءَ وَالْأَرْضَ وَمَا بَيْنَهُمَا لِعِبَادٍ ﴿١٦﴾

كُلُوا أَرَادَتًا أَنْ تَتَّخِذَ لَهُوَ إِلَّا تَحَدُّنْهُ مِنْ دُونِ مَا أَنْشَأَ مِنْ لَدُنَّا فَعَلَيْنٰ ﴿١٧﴾

بَلْ نَقُذِرُ بِالْحَقِّ عَلَىٰ الْبَاطِلِ فَيَدْمَغُهُ فَإِذَا هُوَ زَاهِقٌ وَكُلُّهُ الْوَيْلُ مِمَّا تَصِفُونَ ﴿١٨﴾

وَلَهُ مَنْ فِي السَّمٰوٰتِ وَالْاَرْضِ ط وَمَنْ عِنْدَهُ لَا يَسْتَكْبِرُونَ عَنْ عِبَادَتِهِ وَلَا يَسْتَحْسِرُونَ ﴿١٩﴾

3. ಇದಕ್ಕೆ ಅನೇಕ ಅರ್ಥಗಳಿರಲು ಸಾಧ್ಯವಿದೆ ಉದಾ: ನಾಳೆ ಯಾರಾದರೂ ಯಾತನೆಯ ಸ್ವರೂಪ ಹೇಗಿತ್ತೆಂದು ಕೇಳಿದರೆ ಹೇಳಲಿಕ್ಕಾಗಿ ಆ ಯಾತನೆಯನ್ನು ಚೆನ್ನಾಗಿ ಪರಿಶೀಲಿಸಿರಿ. ತಮ್ಮ ವೈಭವೋಪೇತವಾದ ಸಭೆಗಳನ್ನು ಮತ್ತೆ ಜರಗಿಸಿರಿ. ಪ್ರಾಯಶಃ ಈಗಲೂ ನಿಮ್ಮ ನೌಕರ ಚಾಕರರು ಬಂದು ಕೈ ಕಟ್ಟಿ, 'ಏನಪ್ಪಣೆ' ಎಂದು ಕೇಳಲೂಬಹುದು. ನಿಮ್ಮ ಅದೇ ಸಮಿತಿಗಳನ್ನು ಸಮಾವೇಶಗೊಳಿಸಿರಿ. ಪ್ರಾಯಶಃ ಈಗಲೂ ನಿಮ್ಮ ವಿವೇಕಪೂರ್ಣ ಸಲಹೆಗಳಿಂದ ಪ್ರಯೋಜನ ಪಡೆಯಲು ಜಗತ್ತು ಸಿದ್ಧವಿರಬಹುದು.
4. ಅರ್ಥಾತ್- ಆಟವಾಡಲಿಕ್ಕಿದ್ದರೆ ನಾವು ಆಟಕೆಗಳನ್ನು ಸಿದ್ಧಪಡಿಸಿ ಸ್ವತಃ ಆಡಿಕೊಳ್ಳುತ್ತಿದ್ದೆವು. ಅದಕ್ಕಾಗಿ ನಾವು ನಿರರ್ಥಕವಾಗಿ ಪ್ರಜ್ಞೆ, ವಿವೇಕ ಮತ್ತು ಜವಾಬ್ದಾರಿ ಇರುವ ಒಂದು ಸೃಷ್ಟಿಯನ್ನು ಸೃಷ್ಟಿಸಿ ಅವರ ನಡುವೆ ಸತ್ಯ-ಮಿಥ್ಯದ ಈ ಸಂಘರ್ಷ ಮತ್ತು ಹಗ್ಗಜಗ್ಗಾಟವನ್ನು ಏರ್ಪಡಿಸುವ ಅಕ್ರಮವೆಸಗುತ್ತಿರಲಿಲ್ಲ. ನಮ್ಮ ವಿನೋದ ಮತ್ತು ವಿಹಾರಕ್ಕಾಗಿ ಸಜ್ಜನ ದಾಸರನ್ನು ನಾವು ವಿನಾ ಕಾರಣ ಸಂಕಷ್ಟಕ್ಕೀಡು ಮಾಡುತ್ತಿರಲಿಲ್ಲ.
5. ಅರ್ಥಾತ್- ದೇವನದಾಸ್ಯ ಕೈಗೊಳ್ಳುವುದು ಅವರ ಪಾಲಿಗೆ ಅಪ್ರಿಯ ಕಾರ್ಯವಲ್ಲ. ಆದ್ದರಿಂದ ಅವರು ಒಲ್ಲದ ಮನಸ್ಸಿನಿಂದ ದಾಸ್ಯ ಕೈಗೊಂಡು ದುಃಖಿತರಾಗುವುದಿಲ್ಲ. ದೇವಾದೇಶಗಳನ್ನು ಪಾಲಿಸುವುದರಲ್ಲಿ ಅವರು ದೇನಿಯುವುದೂ ಇಲ್ಲ.

20. ಹಗಲೂ ಇರುಳೂ ಅವನ ಕೀರ್ತನೆ ಮಾಡುತ್ತಿರುತ್ತಾರೆ; ವಿಶ್ರಮಿ ಸುವುದಿಲ್ಲ.

يُسَبِّحُونَ اللَّيْلَ وَالنَّهَارَ لَا يَفْتُرُونَ ﴿٢٠﴾

21. ಇವರು ಈ ಭೂಮಿಯಿಂದ ಮಾಡಿದಂತಹ ದೇವರುಗಳು (ನಿರ್ಜೀವಿಗಳಿಗೆ ಜೀವದಾನ ಮಾಡಿ) ಎಬ್ಬಿಸಿ ನಿಲ್ಲಿಸಬಲ್ಲರೇ?

أَمْ اتَّخَذُوا إِلَهًا مِّنَ الْأَرْضِ هُمْ يُنشِرُونَ ﴿٢١﴾

22. ಭೂಮಿ-ಆಕಾಶಗಳಲ್ಲಿ ಏಕೈಕ ಅಲ್ಲಾಹನ ಹೊರತು ಇತರ ದೇವರುಗಳೂ ಇರುತ್ತಿದ್ದರೆ (ಭೂಮಿ ಮತ್ತು ಆಕಾಶ) ಇವೆರಡರ ವ್ಯವಸ್ಥೆಯೂ ಕೆಟ್ಟು ಹೋಗುತ್ತಿತ್ತು. ಆದುದರಿಂದ 'ವಿಶ್ವ ಸಿಂಹಾಸನ'ದ ಪ್ರಭುವಾಗಿರುವ ಅಲ್ಲಾಹನು ಇವರು ಹೊರಿಸುವ ಆರೋಪಗಳಿಂದ ಪರಿಶುದ್ಧನಾಗಿರುತ್ತಾನೆ.

لَوْ كَانَ فِيهِمَا آلِهَةٌ إِلَّا اللَّهُ لَفَسَدَتَا ﴿٢٢﴾ فَسُبْحَانَ اللَّهِ رَبِّ الْعَرْشِ عَمَّا يَصِفُونَ ﴿٢٣﴾

23. ಅವನು ತನ್ನ ಕಾರ್ಯಗಳಿಗಾಗಿ (ಯಾರ ಮುಂದೆಯೂ) ಪ್ರಶ್ನಿಸಲ್ಪಡುವವನಲ್ಲ. ಉಳಿದವರೆಲ್ಲರೂ ಪ್ರಶ್ನಿಸಲ್ಪಡುವವರು.

لَا يَسْأَلُ عَمَّا يَفْعَلُ وَهُمْ يُسْأَلُونَ ﴿٢٣﴾

24. ಇವರು ಅವನನ್ನು ಬಿಟ್ಟು ಇತರ ದೇವರುಗಳನ್ನು ಮಾಡಿ ಕೊಂಡಿದ್ದಾರೆಯೇ? ಪ್ರೆಗಂಬರರೇ, ಇವರೊಡನೆ ಹೇಳಿರಿ; "ನಿಮ್ಮ ಪುರಾವೆಯನ್ನು ತನ್ನಿರಿ. ನನ್ನ ಕಾಲದವರಿಗೆ ಬೋಧನೆಯಾಗಿದುದು ಈ ಗ್ರಂಥವೂ ಇದೆ. ನನಗಿಂತ ಮುಂಚಿನವರಿಗೆ ಬೋಧನೆಯಾಗಿದ್ದ ಆ ಗ್ರಂಥಗಳೂ ಇವೆ." ಆದರೆ ಇವರಲ್ಲಿ ಹೆಚ್ಚಿನವರಿಗೆ ವಸ್ತುಸ್ಥಿತಿಯ ಅರಿವಿಲ್ಲ. ಆದುದರಿಂದ ವಿಮುಖರಾಗಿದ್ದಾರೆ.

أَمْ اتَّخَذُوا مِن دُونِ اللَّهِ آلِهَةً لَّنْ هَآئِنًا يَبْرَهَانُكُم ۖ هَٰذَا ذِكْرُ مَنْ مَّعِيَ وَذِكْرُ مَنْ قَبْلِي ۗ بَلْ أَكْثَرُهُمْ لَا يَعْلَمُونَ الْحَقَّ فَهُمْ مُّعْرِضُونَ ﴿٢٤﴾

25. ನಾವು ನಿಮಗಿಂತ ಮುಂಚೆ ಕಳುಹಿಸಿದ ಪ್ರತಿಯೊಬ್ಬ ಸಂದೇಶವಾಹಕರಿಗೂ, "ನನ್ನ ಹೊರತು ಅನ್ಯ ದೇವರಿಲ್ಲ. ಆದ್ದರಿಂದ ನೀವು ನನ್ನ ದಾಸ್ಯ-ಆರಾಧನೆಯನ್ನೇ ಮಾಡಿರಿ" ಎಂದು 'ದಿವ್ಯವಾಣಿ' ಮಾಡಿದ್ದೆವು.

وَمَا أَرْسَلْنَا مِن قَبْلِكَ مِن رَّسُولٍ إِلَّا نُوحِي إِلَيْهِ أَنَّهُ لَا إِلَهَ إِلَّا أَنَا فَاعْبُدُونِ ﴿٢٥﴾

26. ರಹ್ಮಾನನಿಗೆ ಮಕ್ಕಳಿದ್ದಾರೆಂದು ಇವರು ಹೇಳುತ್ತಾರೆ. 'ಅಲ್ಲಾಹನು ಪರಮ ಪಾವನನು' ಅವರಂತು (ದೇವಚರರಂತು) ಸನ್ಮಾನಿತ ದಾಸರಾಗಿರುತ್ತಾರೆ.

وَقَالُوا اتَّخَذَ الرَّحْمَنُ وَلَدًا ۗ سُبْحٰنَهُ ۗ بَلْ عِبَادٌ مُّكْرَمُونَ ﴿٢٦﴾

27. ಅವರು ಅವನಿಗೆದುರು ಮಾತಾಡಲಾರರು ಮತ್ತು ಅವನ ಅಪ್ಪಣೆಯಂತೆ ಕಾರ್ಯವೆಸಗುತ್ತಾರೆ.

لَا يَسْبِقُونَهُ بِالْقَوْلِ وَهُمْ بِأَمْرِ رَبِّ يَعْمَلُونَ ﴿٢٧﴾

28. ಅವರ ಮುಂದಿರುವುದನ್ನೂ ಅವರಿಗೆ ಮರೆಯಾಗಿರುವುದನ್ನೂ ಅವನು ಬಲ್ಲನು. ಯಾರ ಪರವಾಗಿ ಶಿಫಾರಸನ್ನು ಕೇಳಲು

يَعْلَمُ مَا بَيْنَ أَيْدِيهِمْ وَمَا خَلْفَهُمْ ۗ وَلَا يَشْفَعُونَ إِلَّا لِمَنِ ارْتَضَىٰ

ಅಲ್ಲಾಹನು ಸಮೃತ್ತಿಸುವನೋ ಅವನ ಹೊರತು ಯಾರ ಬಗ್ಗೆಯೂ ಅವರು ಶಿಫಾರಸು ಮಾಡುವುದಿಲ್ಲ ಮತ್ತು ಅವರು ಅವನ ಭಯದಿಂದ ಭೀತರಾಗಿರುತ್ತಾರೆ.

29. ಅಲ್ಲಾಹನ ಹೊರತು ನಾನೂ ಒಬ್ಬ ದೇವನೆಂದು ಅವರ ಪೈಕಿ ಯಾರಾದರೂ ಹೇಳಿಬಿಟ್ಟನೆಂದರೆ ಅವನಿಗೆ ನಾವು ನರಕಾಗ್ನಿಯ ಶಿಕ್ಷೆ ಕೊಡುವೆವು. ನಮ್ಮಲ್ಲಿ ಅಕ್ರಮಿಗಳಿಗೆ ಇದೇ ಪ್ರತಿಫಲವಿದೆ.

30. (ಪ್ರವಾದಿಯ ಮಾತನ್ನು ಪಾಲಿಸಲು) ನಿರಾಕರಿಸಿದವರು, ಆಕಾಶಗಳೂ ಭೂಮಿಯೂ ಕೂಡಿ ಕೊಂಡಿದ್ದು ಅನಂತರ ನಾವು ಅವುಗಳನ್ನು ಬೇರ್ಪಡಿಸಿದ್ದನ್ನೂ ಪ್ರತಿಯೊಂದು ಜೀವಿಯನ್ನೂ ನೀರಿನಿಂದ ಸೃಷ್ಟಿಸಿದ್ದನ್ನೂ ಕಾಣಲಿಲ್ಲವೇ? ಅವರು (ನಮ್ಮ ಸೃಷ್ಟಿಕರ್ತೃತ್ವದ ಮೇಲೆ) ವಿಶ್ವಾಸವಿರಿಸುವುದಿಲ್ಲವೇ?

31. ನಾವು ಭೂಮಿಯಲ್ಲಿ ಪರ್ವತಗಳನ್ನು ನಾಟಿ ಅದು ಇವರೊಂದಿಗೆ ಉರುಳಿ ಬಿಡದಂತೆ ಮಾಡಿದವು ಮತ್ತು ಜನರು ತಮ್ಮ ದಾರಿಯನ್ನು ಕಂಡುಕೊಳ್ಳುವಂತಾಗಲು ಅದರಲ್ಲಿ ವಿಶಾಲವಾದ ಮಾರ್ಗಗಳನ್ನು ಮಾಡಿದವು.

32. ನಾವು ಆಕಾಶವನ್ನು ಒಂದು ಭದ್ರ ಮೇಲು ಛಾವಣಿಯನ್ನಾಗಿ ಮಾಡಿದವು. ಆದರೆ ಇವರಾದರೋ ವಿಶ್ವದ ನಿರ್ದರ್ಶನಗಳ ಕಡೆಗೆ ಗಮನಿಸುವುದೇ ಇಲ್ಲ.

33. ರಾತ್ರಿ ಹಗಲುಗಳನ್ನು ಉಂಟು ಮಾಡಿದವನೂ ಸೂರ್ಯ-ಚಂದ್ರನನ್ನು ಸೃಷ್ಟಿಸಿದವನೂ ಅಲ್ಲಾಹನೇ. ಎಲ್ಲವೂ ಒಂದೊಂದು ಕಕ್ಷೆಯಲ್ಲಿ (ಫಲಕ್‌ನಲ್ಲಿ) ತೇಲುತ್ತಿವೆ.⁶

34. ಪೈಗಂಬರರೇ, ನಾವು ಅಮರತ್ವವನ್ನು ನಿಮಗಿಂತ ಮುಂಚೆಯೂ ಯಾವ ಮನುಷ್ಯನಿಗೂ ನೀಡಲಿಲ್ಲ. ನೀವು ಮರಣ ಹೊಂದಿದರೆ ಇವರೇನು ಶಾಶ್ವತವಾಗಿ ಬದುಕಿರುವರೇ?

وَهُمْ مِنْ خَشِيَّتِهِ مُشْفِقُونَ ﴿٣٠﴾

وَمَنْ يَقُلْ مِنْهُمْ إِنِّي إِلَهٌ مِنْ دُونِهِ فَذَلِكَ نَجْزِيهِ جَهَنَّمَ كَذَلِكَ نَجْزِي الظَّالِمِينَ ﴿٣١﴾

أَوَلَمْ يَرِ الَّذِينَ كَفَرُوا أَنَّ السَّمَوَاتِ وَالْأَرْضَ كَانَتَا رَتْقًا فَفَتَقْنَاهُمَا ۖ وَجَعَلْنَا مِنَ الْمَاءِ كُلَّ شَيْءٍ حَيًّا أَفَلَا يُؤْمِنُونَ ﴿٣٢﴾

وَجَعَلْنَا فِي الْأَرْضِ رِوَاسِيَ أَنْ تَمِيدَ بِهِمْ ۖ وَجَعَلْنَا فِيهَا فِجَاجًا سُبُلًا لَعَلَّهُمْ يَهْتَدُونَ ﴿٣٣﴾

وَجَعَلْنَا السَّمَاءَ سَفْكًَا مَحْفُوظًا ۗ وَهُمْ عَنْ آيَاتِهَا مُعْرِضُونَ ﴿٣٤﴾

وَهُوَ الَّذِي خَلَقَ الْإِيلَ وَالنَّهَارَ وَالشَّمْسَ وَالْقَمَرَ ۗ كُلٌّ فِي فَلَكٍ يَسْبَحُونَ ﴿٣٥﴾

وَمَا جَعَلْنَا لِبَشَرٍ مِنْ قَبْلِكَ الْخُلْدَ ۗ أَفَأَنْ يَنْ مِتَّ فَهُمْ الْخَالِدُونَ ﴿٣٦﴾

6. 'ಫಲಕ್' ಎಂಬ ಪದವು ಫಾರ್ಸಿಯ 'ಚರಖ್' ಅಥವಾ 'ಗರ್ದಾಂ' ಎಂಬ ಪದಕ್ಕೆ ಸಮಾನಾರ್ಥವಾಗಿದೆ. ಇದು ಅರಬಿಯಲ್ಲಿ ಆಕಾಶಕ್ಕೆ ಬಳಸುವ ಚಿರಪರಿಚಿತ ಪದಗಳಲ್ಲೊಂದಾಗಿದೆ. "ಎಲ್ಲವೂ ಒಂದೊಂದು 'ಫಲಕ್'ನಲ್ಲಿ ತೇಲುತ್ತಿವೆ" ಎಂಬುದರಿಂದ ಎರಡು ವಿಷಯಗಳು ಸ್ಪಷ್ಟವಾಗುತ್ತವೆ. ಮೊದಲನೆಯದಾಗಿ ಈ ನಕ್ಷತ್ರಗಳೆಲ್ಲಾ ಒಂದೇ 'ಫಲಕ್'ನಲ್ಲಿಲ್ಲ. ಬದಲಾಗಿ ಪ್ರತಿಯೊಂದಕ್ಕೂ ವಿಭಿನ್ನ 'ಫಲಕ್'ಗಳಿವೆ. ಎರಡನೆಯದಾಗಿ 'ಫಲಕ್' ಎಂದರೆ ನಕ್ಷತ್ರಗಳು ಮೊಳೆಗಳಂತೆ ಲಗತ್ತಿಸಲ್ಪಟ್ಟು ಅದರ ಜತೆಗೆ ತಿರುಗುತ್ತಿರುವಂತಹ ವಸ್ತುವಲ್ಲ. ಅದು ತೇಲುವ ಅಥವಾ ಅಂತರಿಕ್ಷ ಯಾ ಶೂನ್ಯದ ಸ್ವರೂಪದ ವಸ್ತುವಾಗಿದೆ. ಇದರಲ್ಲಿ ಈ ನಕ್ಷತ್ರಗಳ ಚಲನೆ ತೇಲುವುದನ್ನು ಹೋಲುತ್ತದೆ.

35. ಪ್ರತಿಯೊಂದು ಜೀವಿಗೂ ಮರಣದ ಸವಿಯನ್ನು ಅನುಭವಿಸಲಿಕ್ಕಿದೆ ಮತ್ತು ನಾವು ನಿಮ್ಮೆಲ್ಲರನ್ನೂ ಸುಸ್ಥಿತಿ-ದುಸ್ಥಿತಿಗಳಲ್ಲಿಟ್ಟು ಪರೀಕ್ಷಿಸುತ್ತಿದ್ದೇವೆ, ಕೊನೆಗೆ ನೀವು ನಮ್ಮ ಕಡೆಗೇ ಮರಳಲಿದ್ದೀರಿ.
36. ಈ ಸತ್ಯನಿಷೇಧಿಗಳು ನಿಮ್ಮನ್ನು ಕಂಡಾಗಲೆಲ್ಲಾ ಅಪಹಾಸ್ಯ ಮಾಡದೇ ಬಿಡುವುದಿಲ್ಲ. ನಿಮ್ಮ ದೇವರುಗಳ ಪ್ರಸ್ತಾಪವತ್ತಿ ರುವವನು ಇವನೇ ತಾನೆ?" ಎಂದು ಕೇಳುತ್ತಾರೆ. ಅವರಂತು ರಹ್ಮಾನನ ಪ್ರಸ್ತಾಪವನ್ನು ತಿರಸ್ಕರಿಸುವವರಾಗಿದ್ದಾರೆ.
37. ಮಾನವನು ದುಡುಕು ಸ್ವಭಾವದ ಸೃಷ್ಟಿ. ನಾನೀಗಲೇ ನಿಮಗೆ ನನ್ನ ನಿರ್ದೇಶನಗಳನ್ನು ತೋರಿಸಿ ಕೊಡುತ್ತೇನೆ. ನನ್ನೊಡನೆ ದುಡುಕಬೇಡಿರಿ.
38. "ನೀವು ಸತ್ಯವಾದಿಯಾಗಿದ್ದರೆ ಈ ಬೆದರಿಕೆಯು ಈಡೇರುವುದು ಯಾವಾಗ?" ಎಂದು ಇವರು ಕೇಳುತ್ತಾರೆ.
39. ಈ ಸತ್ಯನಿಷೇಧಿಗಳು ತಮ್ಮ ಮುಖಗಳನ್ನಾಗಲಿ ತಮ್ಮ ಬೆನ್ನುಗಳನ್ನಾಗಲಿ ಅಗ್ನಿಯಿಂದ ರಕ್ಷಿಸಿಕೊಳ್ಳಲಾರದಂತಹ ಹಾಗೂ ಇವರಿಗೆ ಎಲ್ಲಿಂದಲೂ ಸಹಾಯ ಒದಗದಂತಹ ಸಂದರ್ಭದ ಬಗ್ಗೆ ಅರಿಯುತ್ತಿದ್ದರೆ!
40. ಆ ವಿಪತ್ತು ಹಠಾತ್ತನೆ ಬಂದು ಬಿಡುವುದು ಮತ್ತು ಅದು ಇವರನ್ನು ಥಟ್ಟನೆ ಹೇಗೆ ಆವರಿಸಿ ಗಾಬರಿಗೊಳಿಸುವುದೆಂದರೆ, ಇವರಿಗೆ ಅದನ್ನು ನಿವಾರಿಸಲಿಕ್ಕೂ ಸಾಧ್ಯವಾಗದು ಮತ್ತು ಕ್ಷಣ ಮಾತ್ರದ ಸಮಯಾವಕಾಶವೂ ಸಿಗಲಾರದು.
41. ನಿಮಗಿಂತ ಮುಂಚೆಯೂ ಸಂದೇಶವಾಹಕರನ್ನು ಅಪಹಾಸ್ಯ ಮಾಡಲಾಗಿದೆ. ಆದರೆ ಅವರನ್ನು ಗೇಲಿ ಮಾಡಿದವರು ತಾವು ಅಪಹಾಸ್ಯ ಮಾಡುತ್ತಿದ್ದುದರ ಸುಳಿಯಲ್ಲೇ ಸಿಕ್ಕಿ ಹೋದರು.
42. ಪೈಗಂಬರರೇ, ನಿಮ್ಮನ್ನು ಹಗಲೂ ರಾತ್ರಿಯೂ ರಹ್ಮಾನನಿಂದ ರಕ್ಷಿಸುವವನು ಯಾರಿದ್ದಾನೆಂದು ಇವರನ್ನು ಕೇಳಿರಿ. ಆದರೆ ಇವರು ತಮ್ಮ ಪ್ರಭುವಿನ ಉಪದೇಶದಿಂದ ವಿಮುಖರಾಗುತ್ತಿದ್ದಾರೆ.

كُلُّ نَفْسٍ ذَائِقَةُ الْمَوْتِ وَنَبَلُّوكُمْ
بِالشَّرِّ وَالْخَيْرِ فَنُنَّا وَإِلَيْنَا تُرْجَعُونَ ﴿٣٥﴾

وَإِذَا سَأَلَكَ الَّذِينَ كَفَرُوا إِنْ
يَتَّخِذُونَكَ إِلَّا هُزُوًا أَهَذَا الَّذِي
يَذْكُرُ إِلَهُكُمْ ۗ هُمْ يَذْكُرُونَ
الرَّحْمَنِ هُمْ كَافِرُونَ ﴿٣٦﴾

خُلِقَ الْإِنْسَانُ مِنْ عَجَلٍ سَأُولِيكُمْ
الْبَيْتِ فَلَا تَسْتَعْجِلُونَ ﴿٣٧﴾

وَيَقُولُونَ مَتَى هَذَا الْوَعْدُ إِنْ
كُنْتُمْ صَادِقِينَ ﴿٣٨﴾

لَوْ يَعْلَمُ الَّذِينَ كَفَرُوا حِينَ لَا يَكْفُرُونَ
عَنْ وُجُوهِهِمُ النَّارَ وَلَا عَنْ ظُهُورِهِمْ
وَلَا هُمْ يُبْصِرُونَ ﴿٣٩﴾

بَلْ تَأْتِيهِمْ بَغْتَةً فَتَبْهَتُهُمْ فَلَا
يَسْتَطِيعُونَ رَدَّهَا وَلَا هُمْ يُنظَرُونَ ﴿٤٠﴾

وَلَقَدْ أَسْأَلْنَا بِرِسَالٍ مِنْ قَبْلِكَ
فَخَاقَ بِالَّذِينَ سَخِرُوا مِنْهُمْ مَا
كَانُوا بِهِ يَسْتَهْزِئُونَ ﴿٤١﴾

قُلْ مَنْ يَكْفُرْكُمْ بِالْبَيْتِ وَالتَّهَامِ
مِنَ الرَّحْمَنِ بَلْ هُمْ عَنْ ذِكْرِ
رَبِّهِمْ مُعْرِضُونَ ﴿٤٢﴾

43. ನಮ್ಮ ವಿರುದ್ಧ ಇವರನ್ನು ಬೆಂಬಲಿಸುವಂತಹ ದೇವರು ಯಾರಾದರೂ ಇವರಿಗೆ ಇದ್ದಾರೆಯೇ? ಆ ದೇವರುಗಳು ಸ್ವಯಂ ತಮಗೇ ಸಹಾಯ ಮಾಡಿಕೊಳ್ಳಲಾರರು ಮತ್ತು ನಮ್ಮ ಸಮರ್ಥನೆಯೂ ಅವರಿಗಿಲ್ಲ.

أَمْ لَهُمُ إِلَهَةٌ تَنْعَهُمْ مَنْ دُونِنَا
لَا يَسْتَطِيعُونَ نَصْرَ أَنفُسِهِمْ وَلَا هُمْ
مِمَّنْ يُصْحَبُونَ ﴿٤٣﴾

44. ವಾಸ್ತವದಲ್ಲಿ ನಾವು ಇವರಿಗೂ ಇವರ ಪೂರ್ವಜರಿಗೂ ಜೀವನ ಸಾಧನಗಳನ್ನು ಕೊಡುತ್ತಾ ಹೋದವು. ಹೀಗೆ ಅವರ ಜೀವನಾವಧಿ ದೀರ್ಘವಾಯಿತು. ಆದರೆ ನಾವು ಭೂಮಿಯನ್ನು ಅದರ ವಿವಿಧ ದಿಶೆಗಳಿಂದ ಕಡಿತಗೊಳಿಸುತ್ತ ಬರುತ್ತಿರುವುದು ಇವರಿಗೆ ತೋರುವುದಿಲ್ಲವೇ? ಹೀಗಿರುವಾಗ ಇವರು ಮೇಲುಗೈ ಸಾಧಿಸುವರೇ?

بَلْ مَتَّعْنَا هَؤُلَاءِ وَآبَاءَهُمْ حَتَّى
طَالَ عَلَيْهِمُ الْعُمُرُ أَفَلَا يَرَوْنَ
أَنَّا نَأْتِي الْأَرْضَ نَنْقُصُهَا مِنْ
أَطْرَافِهَا إِنَّهُمْ لَالْغَالِبُونَ ﴿٤٤﴾

45. ನಾನಂತು 'ದಿವ್ಯವಾಣಿ'ಯ ಆಧಾರದಲ್ಲಿ ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆಂದು ಇವರೊಡನೆ ಹೇಳಿರಿ. ಆದರೆ ಕಿವುಡರಿಗೆ ಎಷ್ಟು ಎಚ್ಚರಿಸಿದರೂ ಅವರು ಕರೆಯನ್ನು ಕೇಳುವುದಿಲ್ಲ.

قُلْ إِنَّمَا أَنذَرُكُمْ بِالْوَحْيِ ۚ وَلَا
يَسْمَعُ الصُّمُّ الدُّعَاءَ إِذَا مَا
يُنذَرُونَ ﴿٤٥﴾

46. ನಿನ್ನ ಪ್ರಭುವಿನ ಯಾತನೆಯು ಇವರಿಗೆ ಕಿಂಚಿತ್ತಾದರೂ ಸೋಂಕಿ ಬಿಟ್ಟರೆ. "ಅಯ್ಯೋ ನಮ್ಮ ದುರದೃಷ್ಟವೇ! ನಿಜಕ್ಕೂ ನಾವು ಅಪರಾಧಿಗಳೇ ಆಗಿದ್ದೆವು" ಎಂದು ಚೀತ್ಕರಿಸುವರು.

وَلَكِنَّ مَسَّتْهُمْ نَفْحَةٌ مِنْ عَذَابِ
رَبِّكَ لَيَقُولُنَّ يُوَيْلَنَا إِنَّا كُنَّا ظَالِمِينَ ﴿٤٦﴾

47. ಪುನರುತ್ಥಾನ ದಿನ ನಾವು ನಿಖರವಾಗಿ ತೂಗುವ ತಕ್ಕಡಿಯನ್ನಿಟ್ಟು ಬಿಡುವೆವು. ಅನಂತರ ಯಾರ ಮೇಲೂ ಸ್ವಲ್ಪವೂ ಅಕ್ರಮವಾಗದು. ಯಾರಾದರೂ ಸಾಸಿವೆ ಕಾಳಿನಷ್ಟಾದರೂ ಏನಾದರೂ ಮಾಡಿದ್ದರೆ ನಾವು ಅದನ್ನು ಮುಂದೆ ತರುವೆವು ಮತ್ತು ಲೆಕ್ಕ ಪರಿಶೋಧನೆಗೆ ನಾವೇ ಸಾಕು.

وَنَضَعُ الْمَوَازِينَ الْقِسْطَ لِيَوْمِ الْقِيَامَةِ
فَلَا تظَلْمُ أَنْفُسُ شَيْئًا وَإِنْ كَانَ
مِثْقَالَ حَبَّةٍ مِنْ خَرْدَلٍ أَتَيْنَا بِهَا
وَكَفَىٰ بِنَا حُسْبِينَ ﴿٤٧﴾

48-49. ಈ ಮುಂಚೆ ನಾವು ಮೂಸಾ ಮತ್ತು ಹಾರೂನರಿಗೆ 'ಸತ್ಯ ಅಸತ್ಯಗಳ ಮಾನದಂಡ' ಪ್ರಕಾಶ ಮತ್ತು (ದಿಕ್) ಬೋಧನೆಗಳನ್ನು, ತಮ್ಮ ಪ್ರಭುವನ್ನು ಪ್ರತ್ಯಕ್ಷವಾಗಿ ನೋಡದೆಯೇ ಭಯಪಡುವ ಹಾಗೂ (ವಿಚಾರಣೆಯ) ಆ ಘಳಿಗೆಯ ಬಗ್ಗೆ ಸದಾ ಭೀತರಾಗಿರುವ 'ಧರ್ಮನಿಷ್ಠ'ರ ಶ್ರೇಯಸ್ಸಿಗಾಗಿ ನೀಡಿದ್ದೆವು-

وَلَقَدْ آتَيْنَا مُوسَىٰ وَهَارُونَ الْفُرْقَانَ
وَضِيَاءً وَذِكْرًا لِّلْمُتَّقِينَ ﴿٤٨﴾
الَّذِينَ يَخْشَوْنَ رَبَّهُم بِالْغَيْبِ
وَهُمْ مِنَ السَّاعَةِ مُشْفِقُونَ ﴿٤٩﴾

7. ಅರ್ಥಾತ್- ಭೂಮಿಯಲ್ಲಿ ಬರ, ಸಾಂಕ್ರಾಮಿಕ ರೋಗ, ನೆರೆ, ಭೂಕಂಪ, ತೀವ್ರ ಚಳಿ ಅಥವಾ ಸುಡುಬಿಸಿಲು ಇತ್ಯಾದಿಗಳ ರೂಪದಲ್ಲಿ ನಮ್ಮ ಪ್ರಬಲಶಕ್ತಿಯ ಕೌಶಲ್ಯದ ಕುರುಹುಗಳು ಬಹಿರಂಗವಾಗಿ ಕಾಣಿಸುತ್ತಿರುತ್ತವೆ. ಅದು ಮಾನವನ ಸಾಧನೆಗಳನ್ನೆಲ್ಲಾ ಮಣ್ಣುಗೂಡಿಸಿ ಬಿಡುತ್ತದೆ. ಸಾವಿರಾರು ಅಥವಾ ಲಕ್ಷಗಟ್ಟಲೆ ಜನರು ಸಾಯುತ್ತಾರೆ. ಜನವಾಸ ಪ್ರದೇಶಗಳು ನಾಶ ಹೊಂದುತ್ತವೆ. ಬೆಳೆದು ನಿಂತಿರುವ ತನೆಯುವ ಗದ್ದೆಗಳು ಸೂರೆಗೊಳ್ಳುತ್ತವೆ. ಉತ್ಪನ್ನದಲ್ಲಿ ಕೊರತೆಯುಂಟಾಗುತ್ತದೆ. ವ್ಯಾಪಾರ ಸ್ಥಗಿತಗೊಳ್ಳುತ್ತದೆ. ಒಟ್ಟಿನಲ್ಲಿ ಮಾನವ ಜೀವನದ ಸಂಪನ್ಮೂಲಗಳಲ್ಲಿ ಒಂದಲ್ಲೊಂದು ಮಾರ್ಗದಿಂದ ಕಡಿತ ಉಂಟಾಗುತ್ತಲೇ ಇರುತ್ತದೆ. ಮಾನವ ತನ್ನೆಲ್ಲಾ ಪ್ರಯತ್ನಗಳ ಹೊರತಾಗಿಯೂ ಈ ನಷ್ಟಗಳನ್ನು ತಡೆಯುವಲ್ಲಿ ವಿಫಲನಾಗುತ್ತಾನೆ.

50. ಮತ್ತು ಈಗ ನಾವು ಈ ಶುಭಕರ 'ಬೋಧನೆ'ಯನ್ನು (ನಿಮಗಾಗಿ) ಅವತೀರ್ಣಗೊಳಿಸಿರುವೆವು. ನೀವೇನು ಇದನ್ನು ನಿರಾಕರಿಸುವವರಾಗುತ್ತೀರಾ?

وَهَذَا ذِكْرٌ مُّبْرَكٌ أَنْزَلْنَاهُ أَفَأَنْتُمْ لَهُ مُنْكَرُونَ ﴿٥٠﴾

51. ಅದಕ್ಕಿಂತಲೂ ಮುಂಚೆ ನಾವು ಇಬ್‌ರಾಹೀಮರಿಗೆ ಅವರ ವಿವೇಕವನ್ನು ದಯಪಾಲಿಸಿದ್ದೆವು ಮತ್ತು ನಾವು ಅವರನ್ನು ಚೆನ್ನಾಗಿ ಅರಿತಿದ್ದೆವು.

وَلَقَدْ آتَيْنَا إِبْرَاهِيمَ رُشْدَهُ مِنْ قَبْلُ وَكُنَّا بِهِ عَلِيمِينَ ﴿٥١﴾

52. ಅವರು ತಮ್ಮ ತಂದೆ ಹಾಗೂ ತಮ್ಮ ಜನಾಂಗದೊಡನೆ, "ನೀವು ಮಾರು ಹೋಗುತ್ತಿರುವ ಈ ವಿಗ್ರಹಗಳು ಎಂತಹವು?" ಎಂದು ಕೇಳಿದ್ದ ಸಂದರ್ಭವನ್ನು ಸ್ಮರಿಸಿರಿ.

إِذْ قَالَ لِأَبِيهِ وَقَوْمِهِ مَا هَذِهِ الْقَوْمِ تَالِيَاتٍ الَّتِي أَنْتُمْ لَهَا عَاقِبُونَ ﴿٥٢﴾

53. ಆಗ ಅವರು, "ನಮ್ಮ ಪೂರ್ವಜರು ಇವುಗಳನ್ನು ಪೂಜಿಸುತ್ತಿರುವುದನ್ನು ನಾವು ಕಂಡಿದ್ದೇವೆ" ಎಂದು ಉತ್ತರ ಕೊಟ್ಟರು.

قَالُوا وَجَدْنَا آبَاءَنَا لَهَا عِبَادِينَ ﴿٥٣﴾

54. ಇವರು, "ನೀವೂ ನಿಮ್ಮ ಪೂರ್ವಜರೂ ಸೃಷ್ಟಿ ಪಥಭ್ರಷ್ಟತೆ ಗೊಳಗಾಗಿದ್ದೀರಿ" ಎಂದಾಗ-

قَالَ لَقَدْ كُنْتُمْ أَنْتُمْ وَآبَاؤُكُمْ فِي ضَلَالٍ مُّبِينٍ ﴿٥٤﴾

55. ಅವರು, "ನೀನು ನಮ್ಮ ಮುಂದೆ ನಿನ್ನ ನೈಜ ಭಾವನೆಗಳನ್ನು ಪ್ರಕಟಿಸುತ್ತಿರುವೆಯೋ ಅಥವಾ ಅಪಹಾಸ್ಯ ಮಾಡುತ್ತೀಯೋ?" ಎಂದು ಕೇಳಿದರು.

قَالُوا أَجِئْتَنَا بِالْحَقِّ أَمْ أَنْتَ مِنَ اللَّاعِبِينَ ﴿٥٥﴾

56. ಆಗ ಇವರು, "ಇಲ್ಲ, ವಾಸ್ತವದಲ್ಲಿ ಭೂಮಿ-ಆಕಾಶಗಳನ್ನು ಸೃಷ್ಟಿಸಿದ ಪ್ರಭುವೇ ನಿಮ್ಮ ಪ್ರಭುವಾಗಿರುವನು. ಈ ಬಗ್ಗೆ ನಾನು ನಿಮ್ಮ ಮುಂದೆ ಸಾಕ್ಷಿ ಹೇಳುತ್ತೇನೆ-

قَالَ بَلْ رَبُّكُمْ رَبُّ السَّمَوَاتِ وَالْأَرْضِ الَّذِي فَطَرَهُنَّ وَأَنَا عَلَىٰ ذَٰلِكُمْ مِنَ الشَّاهِدِينَ ﴿٥٦﴾

57. ಮತ್ತು ಅಲ್ಲಾಹನಾಣೆ, ನಾನು ನಿಮ್ಮ ಅನುಪಸ್ಥಿತಿಯಲ್ಲಿ ಖಂಡಿತವಾಗಿಯೂ ನಿಮ್ಮ ವಿಗ್ರಹಗಳನ್ನು ನೋಡಿ ಕೊಳ್ಳುವೆನು" ಎಂದರು.

وَتَاللَّهِ لَأَكِيدَنَّ أَصْنَامَكُمْ بَعْدَ أَنْ تُوَلُّوا مُدْبِرِينَ ﴿٥٧﴾

58. ಆ ಪ್ರಕಾರ ಇವರು ಅವುಗಳನ್ನು ತುಂಡು ತುಂಡಾಗಿ ಮುರಿದು ಹಾಕಿದರು ಮತ್ತು ಅದರ ಕಡೆಗೆ ಅವರು ಗಮನಹರಿಸಲೆಂದು ಅವುಗಳಲ್ಲಿ ದೊಡ್ಡದನ್ನು ಬಿಟ್ಟುಬಿಟ್ಟರು.

فَجَعَلَهُمْ جُودًا إِلَّا كَيْدَ إِيَّاهُمْ لَعَلَّهُمْ إِلَيْهِ يَرْجِعُونَ ﴿٥٨﴾

59. (ಅವರು ಬಂದು ವಿಗ್ರಹಗಳ ಈ ದುರವಸ್ಥೆಯನ್ನು ಕಂಡು)

قَالُوا مَنْ فَعَلَ هَٰذَا بِإِلَهِنَا إِنَّهُ

- "ನಮ್ಮ ದೇವರುಗಳಿಗೆ ಈ ಗತಿ ಮಾಡಿದವನಾರು? ಅವನೊಬ್ಬ ಮಹಾ ಅಕ್ರಮಿಯಾಗಿರಬೇಕು" ಎಂದರು. لَمِنَ الظَّالِمِينَ ﴿٥٩﴾
60. ಕೆಲವರು ಹೀಗೆ ಹೇಳಿದರು; "ಓರ್ವ ತರುಣನು ಅವುಗಳ ಬಗ್ಗೆ ಪ್ರಸ್ತಾಪಿಸುತ್ತಿದ್ದುದನ್ನು ನಾವು ಕೇಳಿದ್ದೆವು. ಅವನ ಹೆಸರು ಇಬ್‌ರಾಹೀಮ್ ಎಂದಾಗಿದೆ." قَالُوا سَمِعْنَا فَتَىٰ يَدْعُهُمْ يُقَالُ لَهُ إِبْرَاهِيمُ ﴿٦٠﴾
61. ಆಗ ಅವರು, "ಹಾಗಾದರೆ ಅವನನ್ನು ಹಿಡಿದು ಎಲ್ಲರ ಮುಂದೆ ತನ್ನಿರಿ. ಅವನನ್ನು (ಹೇಗೆ ಶಿಕ್ಷಿಸಲಾಗುತ್ತದೆಯೆಂದು) ನೋಡುವಂತಾಗಲಿ" ಎಂದರು. قَالُوا قَاتُوا بِهِ عَلَىٰ عَيْنِ النَّاسِ لَعَلَّهُمْ يَشْهَدُونَ ﴿٦١﴾
62. (ಇಬ್‌ರಾಹೀಮರು ಬಂದಾಗ) "ಓ ಇಬ್‌ರಾಹೀಮ್! ನಮ್ಮ ದೇವರುಗಳೊಂದಿಗೆ ಹೀಗೆ ವರ್ತಿಸಿರುವುದು ನೀನೇ?" ಎಂದು ಕೇಳಿದರು. قَالُوا إِيَّاكَ أَنْتَ فَعَلْتَ هَذَا يَا لِهَيْبَتِنَا يَا إِبْرَاهِيمُ ﴿٦٢﴾
63. ಅವರು, "ಇದನ್ನೆಲ್ಲ ಅವರ ಈ ಹಿರಿಯನು ಮಾಡಿರುತ್ತಾನೆ. ಅವು ಮಾತಾಡುವುದಿದ್ದರೆ ಅವುಗಳನ್ನೇ ಕೇಳಿಕೊಳ್ಳಿರಿ" ಎಂದರು.* قَالَ بَلْ فَعَلَهُ كَبِيرُهُمْ هَذَا فَسَأَلُوهُمْ إِنْ كَانُوا يَنْظُرُونَ ﴿٦٣﴾
64. ಇದನ್ನು ಕೇಳಿ ತಮ್ಮ ಜನರು ಅಂತಃಕರಣದ ಕಡೆಗೆ ಮರಳಿದರು ಮತ್ತು (ತಮ್ಮ ಮನಸ್ಸಿನಲ್ಲಿ) "ನಿಜಕ್ಕೂ ನೀವೇ ಅಕ್ರಮಿಗಳು" ಎನ್ನತೊಡಗಿದರು. فَرَجَعُوا إِلَىٰ أَنفُسِهِمْ فَقَالُوا إِنَّكُمْ أَنْتُمُ الظَّالِمُونَ ﴿٦٤﴾
65. ಆದರೂ ಅವರು ಅಭಿಪ್ರಾಯ ಬದಲಾಯಿಸಿ, "ಇವು ಮಾತನಾಡುವುದಿಲ್ಲವೆಂದು ನಿನಗೆ ಗೊತ್ತಿದೆ" ಎಂದರು. ثُمَّ نَكَّسُوا عَلَىٰ رُءُوسِهِمْ لَقَدْ عَلِمْتُمْ مَا هَؤُلَاءِ يَنْظُرُونَ ﴿٦٥﴾
66. ಆಗ ಇಬ್‌ರಾಹೀಮ್, "ಹಾಗಾದರೆ ನೀವು ಅಲ್ಲಾಹನನ್ನು ಬಿಟ್ಟು ನಿಮಗೆ ಲಾಭವನ್ನಾಗಲೀ ನಷ್ಟವನ್ನಾಗಲೀ ಉಂಟು ಮಾಡಲು ಶಕ್ತರಲ್ಲದವರನ್ನು ಪೂಜಿಸುತ್ತೀರಾ?" قَالَ أَتَعْبُدُونَ مِن دُونِ اللَّهِ مَا لَا يَنْفَعُكُمْ شَيْئًا وَلَا يَضُرُّكُمْ ﴿٦٦﴾
67. ಥೂ, ನಿಮಗೆ ಮತ್ತು ಅಲ್ಲಾಹನನ್ನು ಬಿಟ್ಟು ನೀವು ಪೂಜಿಸುತ್ತಿರುವ أَنْتُمْ لَكُمْ وَإِلَّا تَعْبُدُونَ مِن دُونِ

8. ಈ ಆರಾಧ್ಯರುಗಳು ತೀರಾ ಅಸಹಾಯಕರು, ಅವರಿಂದ ಯಾವ ಕೆಲಸವನ್ನೂ ನಿರೀಕ್ಷಿಸುವಂತಿಲ್ಲ ಎಂದು ಅವರು ತಮ್ಮ ಉತ್ತರದ ಮೂಲಕ ಒಪ್ಪಿಕೊಳ್ಳಲೆಂದೇ ಹ. ಇಬ್‌ರಾಹೀಮ್(ಅ) ಈ ಮಾತನ್ನು ಹೇಳಿದ್ದರೆಂದು ಈ ಪದಗಳೇ ಸೂಚಿಸುತ್ತವೆ. ಇಂತಹ ಸಂದರ್ಭದಲ್ಲಿ ಪುರಾವೆಗಾಗಿ ಒಬ್ಬನು ಹೇಳುವಂತಹ ಅವಾಸ್ತವಿಕವಾದ ಮಾತನ್ನು ಸುಳ್ಳೆಂದು ಹೇಳುವಂತಿಲ್ಲ. ಏಕೆಂದರೆ ಅದನ್ನು ಹೇಳುವವನು ಸುಳ್ಳು ಹೇಳುವ ಇರಾದೆಯಿಂದ ಹೇಳುವುದಿಲ್ಲ. ಹಾಗೆಯೇ ಕೇಳುವವರೂ ಅದನ್ನು ಸುಳ್ಳೆಂದು ಭಾವಿಸುವುದಿಲ್ಲ. ಹೇಳುವವನು ಅದನ್ನು ತನ್ನ ನಿಲುವನ್ನು ಸಮರ್ಥಿಸಲಿಕ್ಕಾಗಿ ಹೇಳುತ್ತಾನೆ. ಕೇಳುವವನೂ ಅದನ್ನು ಅದೇ ಭಾವನೆಯೊಂದಿಗೆ ಕೇಳುತ್ತಾನೆ.

<p>ನಿಮ್ಮ ಆರಾಧ್ಯ ವಸ್ತುಗಳಿಗೆ! ನಿಮಗೆ ಸ್ವಲ್ಪವೂ ಬುದ್ಧಿ ಇಲ್ಲವೇ?" ಎಂದರು.</p>	<p>اللَّهُ أَفَلَا تَعْقِلُونَ ﴿٦٧﴾</p>
<p>68. ಆಗ ಅವರು, "ನಿಮಗೇನಾದರೂ ಮಾಡ ಬೇಕೆಂದಿದ್ದರೆ ಇವನನ್ನು ಸುಟ್ಟು ಹಾಕಿರಿ ಮತ್ತು ನಿಮ್ಮ ದೇವರುಗಳಿಗೆ ನೆರವಾಗಿರಿ" ಎಂದರು.</p>	<p>قَالُوا احْرِقُوهُ وَاَنْصُرُوا آلِهَتَكُمْ اِنْ كُنْتُمْ فَعِلِيْنَ ﴿٦٨﴾</p>
<p>69. ನಾವು ಹೇಳಿದೆವು: "ಓ ಅಗ್ನಿಯೇ, ತಣ್ಣಗಾಗಿ ಬಿಡು ಮತ್ತು ಇಬ್ಬಾರಾಹೀಮ್‌ರ ಪಾಲಿಗೆ ಸುರಕ್ಷೆಯಾಗು."</p>	<p>فُلْنَا يَا نَارُ كُونِي بَرْدًا وَسَلَامًا عَلٰى اِبْرٰهِيْمَ ﴿٦٩﴾</p>
<p>70. ಅವರು, ಇಬ್ಬಾರಾಹೀಮರಿಗೆ ಕೇಡುಂಟು ಮಾಡಬಯಸಿದ್ದರು. ಆದರೆ ನಾವು ಅವರನ್ನು ಸಂಪೂರ್ಣ ವಿಫಲಗೊಳಿಸಿಬಿಟ್ಟೆವು-</p>	<p>وَ اَسْرٰدُ اِبِهٖ كَيْدًا فَجَعَلْنٰهُمْ الْاٰخِسْرِيْنَ ﴿٧٠﴾</p>
<p>71. ಮತ್ತು ನಾವು ಅವರನ್ನೂ ಲೂತರನ್ನೂ ರಕ್ಷಿಸಿ ನಾವು ಲೋಕ ವಾಸಿಗಳಿಗೆ ಸಮೃದ್ಧಿಯನ್ನಿರಿಸಿರುವಂತಹ ಭೂಭಾಗಕ್ಕೆ ಕೊಂಡೊಯ್ದೆವು.</p>	<p>وَ نَجَّيْنٰهُ وَ لُوْطًا اِلَى الْاَرْضِ الَّتِي بَرَكْنَا فِيْهَا لِلْعٰلَمِيْنَ ﴿٧١﴾</p>
<p>72. ನಾವು ಅವರಿಗೆ ಇಸ್ರಾಹೀಮರನ್ನು ಮಾತ್ರವಲ್ಲ ಯೆಸೂಬರನ್ನೂ¹⁰ ದಯಪಾಲಿಸಿದೆವು ಮತ್ತು (ಅವರಲ್ಲಿ) ಪ್ರತಿಯೊಬ್ಬನನ್ನು ಸಜ್ಜನನಾಗಿ ಮಾಡಿದೆವು.</p>	<p>وَ هَبْنٰآلَآءَ اِسْحٰقَ وَ يٰعْقُوْبَ نٰفِلَةً وَ كٰلًا جَعَلْنَا طٰلِحِيْنَ ﴿٧٢﴾</p>
<p>73. ನಾವು ಅವರನ್ನು ನಮ್ಮ ಅಪ್ಪಣೆಯಂತೆ ಮಾರ್ಗದರ್ಶನ ನೀಡುತ್ತಿದ್ದ ನಾಯಕರನ್ನಾಗಿ ಮಾಡಿದೆವು ಮತ್ತು ನಾವು ಅವರಿಗೆ 'ದಿವ್ಯವಾಣಿ' ಮೂಲಕ ಸತ್ಕರ್ಮವೆಸಗುವ, ನಮಾಝ್ ಸಂಸ್ಥಾಪಿಸುವ ಮತ್ತು ಝಕಾತ್ ನೀಡುವ ಆದೇಶ ನೀಡಿದೆವು ಮತ್ತು ಅವರು ನಮ್ಮ ಉಪಾಸಕರಾಗಿದ್ದರು.</p>	<p>وَ جَعَلْنٰهُمْ اٰيٰتًا يَّهْتَدُوْنَ بِاَمْرِنَا وَ اَوْحَيْنَا اِلَيْهِمْ فِعْلَ الْخَيْرٰتِ وَاَقَامَ الصَّلٰوةَ وَاٰتٰآءَ الزَّكٰوةَ وَ كٰلُوا لِنٰعِبِدِيْنَ ﴿٧٣﴾</p>
<p>74. ಲೂತರಿಗೆ ನಾವು 'ನಿರ್ಧಾರ ಶಕ್ತಿ' ಮತ್ತು ಜ್ಞಾನ ದಯಪಾಲಿಸಿದೆವು. ಅವರನ್ನು ದುಷ್ಕರ್ಮವೆಸಗುತ್ತಿದ್ದ ಆ ನಾಡಿನಿಂದ ರಕ್ಷಿಸಿ ಕೊಂಡೊಯ್ದೆವು. ವಾಸ್ತವದಲ್ಲಿ ಅದು ಅತ್ಯಂತ ದುಷ್ಟ, ಕರ್ಮ ಭ್ರಷ್ಟ ಜನಾಂಗವಾಗಿತ್ತು.</p>	<p>وَ لُوْطًا اَتَيْنٰهُ حُكْمًا وَ عِلْمًا وَ نَجَّيْنٰهُ مِنَ الْقَرْيَةِ الَّتِي كَانَتْ تَعْمَلُ الْفٰحِشٰتِ اِنَّهُمْ كَانُوْا قَوْمًا سَوِيْءًا فٰسِقِيْنَ ﴿٧٤﴾</p>
<p>9. ಅವರು ವಸ್ತುಶಃ ತಮ್ಮ ತೀರ್ಮಾನವನ್ನು ಕಾರ್ಯಗತಗೊಳಿಸಿದರು. ಅಗ್ನಿಕುಂಡವನ್ನು ಸಿದ್ಧಪಡಿಸಿ ಅವರು ಹ. ಇಬ್ಬಾರಾಹೀಮ್‌ರನ್ನು(ಅ) ಅದರಲ್ಲಿ ಎಸೆದಾಗ ಅಲ್ಲಾಹನು ಅಗ್ನಿಗೆ, ಇಬ್ಬಾರಾಹೀಮ್‌ರ(ಅ) ಪಾಲಿಗೆ ತಣ್ಣಗಾಗುವಂತೆ ಮತ್ತು ಹಾನಿರಹಿತವಾಗುವಂತೆ ಆಜ್ಞಾಪಿಸಿದನು ಎಂದು ಈ ಪದಗಳಿಂದ ವ್ಯಕ್ತವಾಗುತ್ತದೆ. ವಿಷಯಾನುಬಂಧವೂ ಇದನ್ನೇ ಪುಷ್ಟೀಕರಿಸುತ್ತದೆ. ಇದೂ ಕುರ್ಆನಿನಲ್ಲಿ ವಿವರಿಸಲಾಗಿರುವ ಪವಾಡಗಳಲ್ಲಿ ಒಂದಾಗಿದೆ.</p> <p>10. ಅರ್ಥಾತ್- ಮಗನ ನಂತರ ಮೊಮ್ಮಗನನ್ನೂ ಪ್ರವಾದಿತ್ವದ ಪದವಿಗೆ ನೇಮಿಸಲಾಯಿತು.</p>	

75. ಮತ್ತು ಲೂತರನ್ನು ನಾವು ನಮ್ಮ ಕೃಪೆಯೊಳಗೆ ಪ್ರವೇಶ ಗೊಳಿಸಿದೆವು. ಅವರು ಸಜ್ಜನರಲ್ಲಾಗಿದ್ದರು.

وَ أَدْخَلْنَاهُ فِي رَحْمَتِنَا إِنَّهُ مِنَ
الصَّالِحِينَ ﴿٧٥﴾

76. ಮತ್ತು ನಾವು ಇದೇ ಅನುಗ್ರಹವನ್ನು ನೂಹರಿಗೆ ನೀಡಿದ್ದೆವು. ಇವರೆಲ್ಲರಿಗಿಂತಲೂ ಮುಂಚೆ ಅವರು ನಮ್ಮನ್ನು ಕೂಗಿ ಕರೆದಿದ್ದುದನ್ನು ಸ್ಮರಿಸಿರಿ. ನಾವು ಅವರ ಪ್ರಾರ್ಥನೆಯನ್ನು ಸ್ವೀಕರಿಸಿದೆವು. ಅವರನ್ನೂ ಅವರ ಮನೆಯವರನ್ನೂ ಮಹಾ ಸಂಕಷ್ಟದಿಂದ ಪಾರುಗಾಣಿಸಿದೆವು-

وَ نُوحًا إِذْ نَادَى مِنْ قَبْلٍ فَاسْتَجَبْنَا
لَهُ فَنَجَّيْنَاهُ وَأَهْلَهُ مِنَ الْكَرْبِ الْعَظِيمِ ﴿٧٦﴾

77. ಮತ್ತು ನಮ್ಮ ನಿದರ್ಶನಗಳನ್ನು ಸುಳ್ಳಾಗಿಸಿದ್ದ ಜನಾಂಗದ ವಿರುದ್ಧ ಅವರಿಗೆ ಸಹಾಯ ಮಾಡಿದೆವು. ಅವರು ಬಹಳ ಕೆಟ್ಟವ ರಾಗಿದ್ದರು. ಆದುದರಿಂದ ನಾವು ಅವರೆಲ್ಲರನ್ನೂ ಮುಳುಗಿಸಿ ಬಿಟ್ಟೆವು.

وَ نَصَرْنَاهُ مِنَ الْقَوْمِ الَّذِينَ كَذَّبُوا
بِآيَاتِنَا إِنَّهُمْ كَانُوا قَوْمَ سَوْءٍ
فَاعْرَفْنَاهُمْ أَجْمَعِينَ ﴿٧٧﴾

78. ಇದೇ ಅನುಗ್ರಹವನ್ನು ನಾವು ದಾವೂದ್ ಮತ್ತು ಸುಲೈಮಾನರಿಗೂ ದಯಪಾಲಿಸಿದೆವು. ರಾತ್ರಿ ವೇಳೆ ಇತರರ ಆಡುಗಳು ಚದುರಿ ಕೊಂಡಿದ್ದ ಒಂದು ಹೊಲದ ಮೊಕದ್ದಮೆಯಲ್ಲಿ (ಅವರಿಬ್ಬರೂ) ತೀರ್ಪು ನೀಡುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ. ನಾವು ಅವರ ನ್ಯಾಯ ತೀರ್ಮಾನವನ್ನು ಸ್ವತಃ ವೀಕ್ಷಿಸುತ್ತಿದ್ದೆವು.

وَ دَاوُدَ وَ سُلَيْمَانَ إِذْ يَحْكُمُونَ فِي
الْحَرْثِ إِذْ نَفَسَتْ فِيهِ عَنَمُ الْقَوْمِ
وَ كُنَّا لِحُكْمِهِمْ شَاهِدِينَ ﴿٧٨﴾

79. ಆ ವೇಳೆ ನಾವು ಸರಿಯಾದ ತೀರ್ಮಾನವನ್ನು ಸುಲೈಮಾನರಿಗೆ ಮನವರಿಕೆ ಮಾಡಿಕೊಟ್ಟೆವು. ವಸ್ತುತಃ ತೀರ್ಮಾನದ ಶಕ್ತಿ ಮತ್ತು ಜ್ಞಾನಗಳನ್ನು ನಾವು ಇಬ್ಬರಿಗೂ ದಯಪಾಲಿಸಿದ್ದೆವು. ನಾವು ದಾವೂದರ ಜೊತೆಗೆ 'ಸ್ತುತಿಸುವ' ಪರ್ವತಗಳನ್ನೂ ಪಕ್ಷಿಗಳನ್ನೂ ಅಧೀನಗೊಳಿಸಿ ಕೊಟ್ಟೆವು, ಇದನ್ನು ಮಾಡಿದವರು ನಾವೇ ಆಗಿದ್ದೆವು.

فَفَهَّمْنَاهَا سُلَيْمَانَ وَ كُنَّا آتَيْنَا
حُكْمًا وَعِلْمًا وَ سَخَّرْنَا مَعَ دَاوُدَ
الْجِبَالَ يُسَبِّحْنَ وَ الطَّيْرَ وَ كُنَّا
فَاعِلِينَ ﴿٧٩﴾

80. (ಯುದ್ಧದ ವೇಳೆ) ನಿಮ್ಮನ್ನು ಪರಸ್ಪರ ಹೊಡೆತದಿಂದ ರಕ್ಷಿಸಲಿಕ್ಕಾಗಿ ನಾವು ಅವರಿಗೆ ನಿಮ್ಮ ಪ್ರಯೋಜನಕ್ಕಾಗಿ ಕವಚ ಮಾಡುವ ಉದ್ಯಮವನ್ನು ಕಲಿಸಿದ್ದೆವು. ಹೀಗಿರುವಾಗ ನೀವು ಕೃತಜ್ಞರಾಗುವಿರಾ?

وَ عَلَّمْنَاهُ صَنْعَةَ لَبُؤْسٍ لَكُمْ
لِتَحْصِنَكُمْ مِنْ بَأْسِكُمْ فَهَلْ
أَنْتُمْ شَاكِرُونَ ﴿٨٠﴾

81. ನಾವು ಸುಲೈಮಾನರಿಗೆ ಪ್ರಬಲ ಗಾಳಿಯನ್ನು ಅಧೀನಗೊಳಿಸಿಕೊಟ್ಟಿದ್ದೆವು. ಅದು (ಅವರ ಅಪ್ಪಣೆಯಿಂದ) ನಾವು ಸಮೃದ್ಧಿ

وَ لِسُلَيْمَانَ الرِّيحَ عَاصِفَةً تَجْرِي
بِأَمْرٍ إِلَى الْأَرْضِ الَّتِي بَرَكْنَا فِيهَا

ಯನ್ನಿರಿಸಿರುವ ಭೂಭಾಗದ ಕಡೆಗೆ ಬೀಸುತ್ತಿತ್ತು. ನಾವು ಸಕಲ ವಸ್ತುಗಳ ಜ್ಞಾನವುಳ್ಳವರಾಗಿರುತ್ತೇವೆ.

وَ كُنَّا بِكُلِّ شَيْءٍ عَلِيمِينَ ﴿٨١﴾

82. ಮತ್ತು ಶೈತಾನರ ಪೈಕಿ ಅನೇಕರನ್ನು ನಾವು ಅವರ ನಿಯಂತ್ರಣಕ್ಕೆ ತಂದುಕೊಟ್ಟಿದ್ದೆವು. ಅವರು ಅವರಿಗಾಗಿ (ಸುಲೈಮಾನರಿಗಾಗಿ) ಮುಳುಗೇಳುತ್ತಿದ್ದರು ಮಾತ್ರವಲ್ಲದೆ ಇತರ ಕೆಲಸಗಳನ್ನೂ ಮಾಡುತ್ತಿದ್ದರು. ಇವರೆಲ್ಲರ ಮೇಲ್ವಿಚಾರಕರು ನಾವೇ ಆಗಿದ್ದೆವು.

وَمِنَ الشَّيْطَانِ مَنْ يَعُودُونَ لَكَ وَ يَعْمَلُونَ عَمَلًا دُونَ ذَلِكَ وَ كُنَّا لَهُمْ حَافِظِينَ ﴿٨٢﴾

83. ಮತ್ತು ಇವನ್ನೇ (ವಿವೇಕ, ತೀರ್ಪುಶಕ್ತಿ ಮತ್ತು ಜ್ಞಾನದ ಅನುಗ್ರಹಗಳನ್ನೇ) ನಾವು ಅಯ್ಯೂಬರಿಗೂ ನೀಡಿದ್ದೆವು. ಅವರು, "ನನಗೆ ರೋಗ ತಗಲಿ ಹೋಗಿದೆ. ನೀನು ಕರುಣಾಳುಗಳಲ್ಲ ಅತ್ಯಂತ ಕರುಣಾಳು ಆಗಿರುತ್ತೀ" ಎಂದು ತಮ್ಮ ಪ್ರಭುವನ್ನು ಕೂಗಿ ಕರೆದ ಸಂದರ್ಭವನ್ನು ಸ್ಮರಿಸಿರಿ.

وَ أَيُّوبَ إِذْ نَادَى رَبَّهُ أَنِّي مَسَّنِيَ الضُّرُّ وَأَنْتَ أَرْحَمُ الرَّحِيمِينَ ﴿٨٣﴾

84. ನಾವು ಅವರ ಪ್ರಾರ್ಥನೆಯನ್ನು ಸ್ವೀಕರಿಸಿದೆವು. ಅವರಿಗಿದ್ದ ಬಾಧೆಯನ್ನು ದೂರೀಕರಿಸಿದೆವು ಮತ್ತು ಅವರಿಗೆ ಅವರ ಮಕ್ಕಳು ಮರಿಗಳನ್ನು ಮಾತ್ರ ನೀಡಿದುದಲ್ಲ, ನಮ್ಮ ವಿಶಿಷ್ಟ ಅನುಗ್ರಹ ವೆಂಬಂತೆ ಅವರೊಂದಿಗೆ ಅಷ್ಟೇ ಮತ್ತೂ ಕೊಟ್ಟೆವು. ಉಪಾಸಕ ದಾಸರಿಗೆ ಇದೊಂದು ಪಾಠವಾಗಲೆಂದು.

فَاسْتَجَبْنَا لَهُ فَكَشَفْنَا مَا بِهِ مِنْ ضُرٍّ وَ آتَيْنَاهُ أَهْلَهُ وَ مِثْلَهُمْ مَعَهُمْ رَحْمَةً مِنَّا وَ ذِكْرًا لِلْعَابِدِينَ ﴿٨٤﴾

85. ಇದೇ ಅನುಗ್ರಹವನ್ನು ಇಸ್ಮಾಕೀಲ್, ಇದ್ರೀಸ್ ಮತ್ತು ದುಲ್ ಕಿಷ್ಲಾರಿಗೂ ನೀಡಿದೆವು. ಇವರೆಲ್ಲರೂ ಸಹನಶೀಲರಾಗಿದ್ದರು.

وَ إسماعِيلَ وَ إدریسَ وَ ذَا الكِفْلِ ط كُلٌّ مِّنَ الصَّابِرِينَ ﴿٨٥﴾

86. ಇವರು ಸಜ್ಜನರಲ್ಲಾಗಿದ್ದ ಕಾರಣ ಇವರನ್ನು ನಾವು ನಮ್ಮ ಕೃಪೆಯೊಳಗೆ ಸೇರಿಸಿಕೊಂಡೆವು.

وَ ادْخَلْنَاهُمْ فِي رَحْمَتِنَا إِنَّهُمْ مِّنَ الصَّالِحِينَ ﴿٨٦﴾

87. ಮತ್ಸ್ಯದವರನ್ನು¹¹ ನಾವು ಗೌರವಿಸಿದೆವು. ಅವರು ಕೋಪಗೊಂಡು ಹೊರಟು ಹೋಗಿದ್ದ ಸಂದರ್ಭವನ್ನು ಸ್ಮರಿಸಿರಿ.¹² ಅವರನ್ನು ನಾವು ಹಿಡಿಯಲಾರೆವೆಂದು ಅವರು ಭಾವಿಸಿದ್ದರು. ಕೊನೆಗೆ

وَ ذَا النُّونِ إِذْ ذُهِبَ مُغَاضِبًا فَظَنَّ أَن لَّنْ نَقْدِرَ عَلَيْهِ فَنَادَى فِي الظُّلُمَاتِ

11. ಅರ್ಥಾತ್- ಹ. ಯೂನುಸ್(ಅ)- ಕೆಲವೆಡೆ ಅವರ ಹೆಸರು ಹೇಳಲಾಗಿದ್ದರೆ ಇನ್ನು ಕೆಲವೆಡೆ 'ದುನ್ಯೂನ್' ಮತ್ತು 'ಸಾಹಿಬಿಲ್ ಹೂತ್' ಎನ್ನಲಾಗಿದೆ. ಅರ್ಥಾತ್ 'ಮತ್ಸ್ಯದವರು' ಎಂಬ ಬಿರುದಿನಿಂದ ಅವರನ್ನು ಸ್ಮರಿಸಲಾಗಿದೆ. ಅದರ ಅರ್ಥ ಅವರು ಮೀನನ್ನು ಹಿಡಿಯುತ್ತಿದ್ದರು ಅಥವಾ ಅದನ್ನು ಮಾರುತ್ತಿದ್ದರು ಎಂದಲ್ಲ. ಅಲ್ಲಾಹನ ಇಚ್ಛೆಯಂತೆ ಅವರನ್ನು ಮೀನೊಂದು ನುಂಗಿ ಬಿಟ್ಟಿತ್ತಾದ್ದರಿಂದ ಈ ಮಾತು ಹೇಳಲಾಗಿದೆ. ಅದರ ವ್ಯತ್ಯಾಂತವನ್ನು ಅಸ್ಸಾಫಾತ್ ಅಧ್ಯಾಯ 142ನೆಯ ಸೂಕ್ತದಲ್ಲಿ ವಿವರಿಸಲಾಗಿದೆ.

12. ಅರ್ಥಾತ್- ಅವರು ತಮ್ಮ ಜನಾಂಗದ ಬಗ್ಗೆ ಅಸಮಾಧಾನ ತಾಳಿ ದೇವನ ವತಿಯಿಂದ ವಲಸೆಯ ಆದೇಶ ಬರುವುದಕ್ಕೆ ಹಾಗೂ ತಮ್ಮ ಕರ್ತವ್ಯಪಾಲನೆ ಮಾಡಬೇಕಾದ ಸ್ಥಳದಿಂದ ಹೊರಡುವುದು ಸಿಂಧುವಾಗಿ ಬಿಡುವುದಕ್ಕೆ ಮೊದಲೇ ಅಲ್ಲಿಂದ ಹೊರಟು ಹೋದರು.

- ಅವರು ಅಂಧಕಾರದೊಳಗಿಂದ ಕೂಗಿ ಪ್ರಾರ್ಥಿಸಿದರು;¹³ "ನಿನ್ನ ಹೊರತು ಅನ್ಯ ದೇವನಿಲ್ಲ. ನೀನು ಪರಮ ಪಾವನನು ನಿಶ್ಚಯವಾಗಿಯೂ ನಾನು ಅಪರಾಧವೆಸಗಿದೆನು."
88. ಆಗ ನಾವು ಅವರ ಪ್ರಾರ್ಥನೆಯನ್ನು ಸ್ವೀಕರಿಸಿದೆವು ಮತ್ತು ಅವರನ್ನು ದುಃಖದಿಂದ ಪಾರುಗಾಣಿಸಿದೆವು. ಇದೇ ರೀತಿ ನಾವು ಸತ್ಯವಿಶ್ವಾಸಿಗಳನ್ನು ರಕ್ಷಿಸಿಕೊಳ್ಳುತ್ತೇವೆ.
89. 'ಝುಕರಿಯ್ಯಾ' (ರಿಗೂ ನಾವು ಅನುಗ್ರಹ ನೀಡಿದೆವು) ಅವರು, "ನನ್ನ ಪ್ರಭೂ ನನ್ನನ್ನು ಏಕಾಂಗಿಯಾಗಿ ಬಿಟ್ಟು ಬಿಡಬೇಡ. ಅತ್ಯುತ್ತಮ ವಾರೀಸುದಾರ ನೀನೇ ಆಗಿರುತ್ತೀ" ಎಂದು ತನ್ನ ಪ್ರಭುವನ್ನು ಕೂಗಿ ಕರೆದ ಸಂದರ್ಭವನ್ನು ಸ್ಮರಿಸಿರಿ.
90. ಆ ಪ್ರಕಾರ ನಾವು ಅವರ ಪ್ರಾರ್ಥನೆಯನ್ನು ಸ್ವೀಕರಿಸಿದೆವು ಮತ್ತು ಅವರಿಗೆ ಯಹ್ಯಾರನ್ನು ನೀಡಿದೆವು. ಅವರ ಪತ್ನಿಯನ್ನು ಅವರಿಗಾಗಿ ಸರಿಪಡಿಸಿದೆವು. ಇವರೆಲ್ಲರೂ ಪುಣ್ಯ ಕಾರ್ಯಗಳಲ್ಲಿ ಉತ್ಸುಕರಾಗಿದ್ದರು. ನಮ್ಮನ್ನು ಒಲವು ಹಾಗೂ ಭಯದೊಂದಿಗೆ ಪ್ರಾರ್ಥಿಸುತ್ತಿದ್ದರು ಮತ್ತು ನಮ್ಮ ಮುಂದೆ ಬಾಗಿಕೊಂಡಿದ್ದರು.
91. ಮತ್ತು ತನ್ನ ಪಾವಿತ್ರವನ್ನು ರಕ್ಷಿಸಿಕೊಂಡ ಆ ಸ್ತ್ರೀಯ ವಿಷಯ¹⁴ ನಾವು ಅವಳಲ್ಲಿ ನಮ್ಮ ಆತ್ಮದಿಂದ ಊದಿದವು ಮತ್ತು ಅವಳನ್ನೂ ಅವಳ ಪುತ್ರನನ್ನೂ ಇಡೀ ಜಗತ್ತಿಗೆ ನಿದರ್ಶನವಾಗಿ ಮಾಡಿಬಿಟ್ಟೆವು.
92. ಈ ನಿಮ್ಮ ಸಮುದಾಯವು ವಾಸ್ತವದಲ್ಲಿ ಒಂದೇ ಸಮುದಾಯವಾಗಿದೆ ಮತ್ತು ನಾನು ನಿಮ್ಮ ಪ್ರಭುವಾಗಿದ್ದೇನೆ. ಆದುದರಿಂದ ನೀವು ನನ್ನ ದಾಸ್ಯ-ಆರಾಧನೆ ಮಾಡಿರಿ.
93. ಆದರೆ ಅವರು ಪರಸ್ಪರ ತಮ್ಮ ಧರ್ಮವನ್ನು ಛಿನ್ನವಿಚ್ಛಿನ್ನವಾಗಿ ಮಾಡಿ ಬಿಟ್ಟರು. ಎಲ್ಲರಿಗೂ ನಮ್ಮ ಕಡೆಗೆ ಮರಳಲಿಕ್ಕಿದೆ.

أَنْ لَا إِلَهَ إِلَّا أَنْتَ سُبْحَانَكَ إِنِّي كُنْتُ مِنَ الظَّالِمِينَ ﴿٨٨﴾

فَاسْتَجَبْنَا لَهُ وَوَجَّعْنَاهُ مِنَ الْعَمِيٍّ وَكَذَلِكَ نُنْجِي الْمُؤْمِنِينَ ﴿٨٩﴾

وَرَكْرَكِيًّا إِذْ نَادَى رَبَّهُ لَا تُدْرِكُنِي فَرْدًا وَأَنْتَ خَيْرُ الْوَارِثِينَ ﴿٩٠﴾

فَاسْتَجَبْنَا لَهُ وَوَهَبْنَا لَهُ يَحْيَىٰ وَأَصْلَحْنَا لَهُ وَرُوحَهُ ۖ إِنَّهُمْ كَانُوا يُسْرِعُونَ فِي الْحَيْرَاتِ وَيَدْعُونَنَا رَعَبًا وَرَهَبًا ۖ وَكَانُوا لَنَا خَشِيعِينَ ﴿٩١﴾

وَالَّتِي أَحْصَيْتَ فَرَجَّهَا فَتَفَخَّنَا فِيهَا مِنْ سُرُوحِنَا وَجَعَلْنَاهَا وَابْنَهَا آيَةً لِلْعَالَمِينَ ﴿٩٢﴾

إِنَّ هَذِهِ أُمَّتُكُمْ أُمَّةً وَاحِدَةً ۖ وَأَنَا رَبُّكُمْ فَاعْبُدُونِ ﴿٩٣﴾

وَتَقَطَّعُوا أَمْرَهُمْ بَيْنَهُمْ كُلٌّ إِلَيْنَا رَاجِعُونَ ﴿٩٤﴾

13. ಅರ್ಥಾತ್- ಮೇಲಿನಿಂದ ಸಮುದ್ರದ ಕಗ್ಗತ್ತಲು ಆವರಿಸಿರುವ ಮತ್ತು ಮೊದಲೇ ಕತ್ತಲಿನಿಂದ ಕೂಡಿರುವ ಮೂನಿನ ಹೊಟ್ಟೆಯಲ್ಲಿ.

14. ಅರ್ಥಾತ್- ಹ. ಮರ್ಯಮ್(ಅ)

94. ಇನ್ನು ಯಾರು ಸತ್ಯವಿಶ್ವಾಸಿಯಾಗಿರುವ ಸ್ಥಿತಿಯಲ್ಲಿ ಸತ್ಯರ್ಮ ವೆಸಗುವನೋ ಅವನ ಕರ್ಮವು ತಿರಸ್ಕೃತವಾಗದು ಮತ್ತು ನಾವು ಅದನ್ನು ಲಿಖಿತಗೊಳಿಸುತ್ತಿದ್ದೇವೆ.

فَمَنْ يَعْمَلْ مِنَ الصَّالِحَاتِ وَهُوَ
مُؤْمِنٌ فَلَا كُفْرَانَ لِسَعْيِهِ
وَإِنَّا لَهُ كَاتِبُونَ ﴿١٤﴾

95-96. ಯಲ್‌ಜೂಜ್ ಮಲ್‌ಜೂಜರು ಬಿಡುಗಡೆಗೊಳಿಸಲ್ಪಡುವ ವರೆಗೂ ನಾವು ನಾಶಗೊಳಿಸಿರುವ ನಾಡು ಪುನಃ ಮರಳುವುದು ಸಾಧ್ಯವಿಲ್ಲ. ಅವರು ಪ್ರತಿಯೊಂದು ಉನ್ನತ ಸ್ಥಳದಿಂದ ಹೊರ ಬರುವರು.

وَحَرَمٌ عَلَى قَرْيَةٍ أَهْلَكْنَاهَا أَنَّهُمْ
لَا يَرْجِعُونَ ﴿١٥﴾
حَتَّىٰ إِذَا فُتِحَتْ يَأْجُوجُ وَمَأْجُوجُ
وَهُمْ مِنْ كُلِّ حَدَبٍ يَنْسِلُونَ ﴿١٦﴾

97. ಮತ್ತು ಸತ್ಯಪೂರ್ಣ ವಾಗ್ದಾನ ನೆರವೇರುವ ಸಮಯ ಸನ್ನಿಹಿತ ವಾದಾಗ¹⁵ ಹಠಾತ್ತನೆ ಸತ್ಯನಿಷೇಧಿಗಳ ತೆರದ ಕಣ್ಣುಗಳು ತೆರದೇ ಇದ್ದು ಬಿಡುವುವು. ಅವರು ಹೇಳುವರು: "ಅಯ್ಯೋ, ನಮ್ಮ ದುರದೃಷ್ಟವೇ! ನಾವು ಈ ವಿಷಯದ ಬಗ್ಗೆ ಅಲಕ್ಷ್ಯರಾಗಿದ್ದೆವು. ನಿಜವಾಗಿ ನಾವು ಅಕ್ರಮಿಗಳಾಗಿದ್ದೆವು."

وَاقْتَرَبَ الْوَعْدُ الْحَقِّ فَإِذَا هِيَ
شَاحِصَةٌ أَبْصَارُ الَّذِينَ كَفَرُوا
يُؤْتِنَا قَدْ كُنَّا فِي غَفْلَةٍ مِّنْ
هَذَا بَلْ كُنَّا ظَالِمِينَ ﴿١٧﴾

98. ನೀವು ಮತ್ತು ಅಲ್ಲಾಹನನ್ನು ಬಿಟ್ಟು ನೀವು ಪೂಜಿಸುವ ಆರಾಧ್ಯ ವಸ್ತುಗಳು ನರಕಾಗ್ನಿಯ ಇಂಧನಗಳು" ನಿಮಗೆ ಅಲ್ಲಿಗೆ ಹೋಗ ಬೇಕಾಗಿದೆ.¹⁶

إِنَّكُمْ وَمَا تَعْبُدُونَ مِن دُونِ اللَّهِ
حَصْبُ جَهَنَّمَ أَنْتُمْ لَهَا وَرِدُونَ ﴿١٨﴾

99. ಇವುಗಳು ನಿಜಕ್ಕೂ ದೇವರಾಗಿರುತ್ತಿದ್ದರೆ ಅಲ್ಲಿ ಹೋಗುತ್ತಿರಲಿಲ್ಲ. ಇವರೆಲ್ಲರಿಗೂ ಸದಾ ಅಲ್ಲೇ ಇರಬೇಕಾಗಿದೆ.

لَوْ كَانَ هُوَ اللَّهُ مَا وَرَدُوهَا
وَكُلٌّ فِيهَا خَالِدُونَ ﴿١٩﴾

100. ಅಲ್ಲಿ ಅವರು ಬುಸುಗುಟ್ಟುವರು ಮತ್ತು ಅಲ್ಲಿ ಅವರಿಗೆ ಮತ್ತೇನೂ ಕೇಳಿಸದು.

لَهُمْ فِيهَا زَفِيرٌ وَهُمْ فِيهَا لَا يَسْمَعُونَ ﴿٢٠﴾

101. ಇನ್ನು ನಮ್ಮ ಕಡೆಯಿಂದ ಯಾರ ಪರವಾಗಿ ಮೊದಲೇ ಒಳಿತಿನ ನಿರ್ಧಾರವಾಗಿರುವುದೋ ಅವರು ಖಂಡಿತವಾಗಿಯೂ ಅದರಿಂದ ದೂರವಿರಿಸಲ್ಪಡುವರು.

إِنَّ الَّذِينَ سَبَقَتْ لَهُمْ مِنَّا الْحُسْنَىٰ
أُولَٰئِكَ عَنْهَا مُبْعَدُونَ ﴿٢١﴾

15. ಅರ್ಥಾತ್- ನಿರ್ಣಾಯಕ ದಿನ ಸನ್ನಿಹಿತವಾಗುವ ಸಮಯ.

16. ಕೆಲವು ಉಲ್ಲೇಖಗಳಲ್ಲಿ ಬಂದಿರುವಂತೆ ಈ ಸೂಕ್ತದ ಬಗ್ಗೆ ಬಹುದೇವವಿಶ್ವಾಸಿಗಳ ನಾಯಕರ ಪೈಕಿ ಒಬ್ಬನು ಆಕ್ಷೇಪವತ್ತುತ್ತಾ ಹೇಳಿದನು, "ಹಾಗಾದರೆ ನಮ್ಮ ಆರಾಧ್ಯರುಗಳು ಮಾತ್ರವಲ್ಲ ಮಸೀಹ್, ಉಯ್ಯೂಸ್ ಮತ್ತು ದೇವಚರರೂ ನರಕಕ್ಕೆ ಹೋಗುವರು. ಏಕೆಂದರೆ ಲೋಕದಲ್ಲಿ ಅವರ ಆರಾಧನೆಯನ್ನೂ ಕೈಗೊಳ್ಳಲಾಗುತ್ತಿದೆ." ಅದಕ್ಕೆ ಪ್ರವಾದಿವರ್ಯರು(ಸ) ಹೇಳಿದರು, "ಹಾದು! ಅಲ್ಲಾಹನ ಹೊರತು ತನ್ನ ಆರಾಧನೆ ನಡೆಯಬೇಕು ಎಂದು ಬಯಸಿದ ಪ್ರತಿಯೊಬ್ಬನೂ ಅವರ ಆರಾಧನೆ ಮಾಡಿದವರ ಜತೆಗಿರುವನು."

102. ಅದರ ಕಿರು ಧ್ವನಿಯನ್ನೂ ಅವರು ಕೇಳಲಾರರು ಮತ್ತು ಅವರು ಶಾಶ್ವತವಾಗಿ ತಮ್ಮ ಮನಮೆಚ್ಚುಗೆಯ ವಸ್ತುಗಳ ನಡುವೆ ಇರುವರು.

لَا يَسْمَعُونَ حَسِيسَهَا وَهُمْ فِي
مَا اشْتَهَتْ أَنفُسُهُمْ خَلِدُونَ ﴿١٠٢﴾

103. ಅತ್ಯಂತ ಭಯಭೀತಿಯ ಆ ಕಾಲವು ಅವರಿಗೆ ಕೊಂಚವೂ ವ್ಯಾಕುಲತೆಯನ್ನುಂಟು ಮಾಡಲಾರದು ಮತ್ತು ದೇವಚರರು ಇದಿಗೊಂದು ಇದು ನಿಮಗೆ ವಾಗ್ದಾನ ಮಾಡಲಾಗುತ್ತಿದ್ದ ಅದೇ ನಿಮ್ಮ ದಿನ ಎನ್ನುತ್ತಾ ಅವರನ್ನು ಬರಮಾಡಿಕೊಳ್ಳುವರು.

لَا يَحْزَنُهُمُ الْفَزَعُ الْأَكْبَرُ
وَتَتَلَقَّوْنَهُمُ الْمَلَائِكَةُ هَذَا يَوْمُكُمْ
الَّذِي كُنتُمْ تُوعَدُونَ ﴿١٠٣﴾

104. ಗ್ರಂಥಗಳಿಗಾಗಿ ಸುರಳಿಯಲ್ಲಿ ಹಾಳೆಗಳನ್ನು ಸುತ್ತುವ ಹಾಗೆ ನಾವು ಅಂದು ಆಕಾಶವನ್ನು ಸುತ್ತಿಟ್ಟು ಬಿಡುವೆವು. ನಾವು ಹಿಂದೆ ಸೃಷ್ಟಿಯ ಆರಂಭ ಮಾಡಿದಂತೆಯೇ ಅದನ್ನು ಪುನರಾವರ್ತಿಸುವೆವು. ಇದು ನಮ್ಮ ಹೊಣೆಯಲ್ಲಿರುವ ಒಂದು ವಾಗ್ದಾನವಾಗಿದೆ ಮತ್ತು ಈ ಕಾರ್ಯವನ್ನು ನಾವು ಮಾಡಿಯೇ ತೀರುವೆವು.

يَوْمَ نَطْوِي السَّمَاءَ كَطَيِّ السِّجِلِّ
لِلْكِتَابِ كَمَا بَدَأْنَا أَوَّلَ خَلْقٍ
تُعيدُهُ وَعَدَّا عَلَيْنا طِائِفًا لَّكَا فِعْلِينَ ﴿١٠٤﴾

105. ನಮ್ಮ ಸಜ್ಜನದಾಸರು ಭೂಮಿಯ ವಾರಿಸುದಾರರಾಗುವರೆಂದು¹⁷ ನಾವು ಝಬೂರಿನಲ್ಲಿ ಉಪದೇಶದ ಬಳಿಕ ಬರೆದಿರುತ್ತೇವೆ.

وَلَقَدْ كَتَبْنَا فِي الزَّبُورِ مِنْ بَعْدِ
الذِّكْرِ أَنَّ الْأَرْضَ يَرثُهَا عِبَادِيَ
الطَّالِحُونَ ﴿١٠٥﴾

106. ಇದರಲ್ಲಿ ದೇವೋಪಾಸಕರಿಗೆ ಒಂದು ದೊಡ್ಡ ವಾರ್ತೆ ಇದೆ.

إِنَّ فِي هَذَا لَبَلْغًا لِقَوْمٍ غَيْبِينَ ﴿١٠٦﴾

107. ಪೈಗಂಬರರೇ, ನಾವು ನಿಮ್ಮನ್ನು ಸಕಲ ಲೋಕದವರಿಗೆ ಅನುಗ್ರಹವಾಗಿ ಮಾಡಿ ಕಳುಹಿಸಿರುತ್ತೇವೆ.

وَمَا أَرْسَلْنَاكَ إِلَّا رَحْمَةً لِّلْعَالَمِينَ ﴿١٠٧﴾

108. ಅವರೊಡನೆ ಹೇಳಿರಿ; "ನಿಮ್ಮ ದೇವನು ಏಕೈಕ ದೇವನೆಂದು ನನ್ನ ಬಳಿಗೆ 'ದಿವ್ಯವಾಣಿ' ಬಂದಿರುತ್ತದೆ. ನೀವು ಆಜ್ಞಾನುಸಾರಿಗಳಾಗುತ್ತೀರಾ?"

قُلْ إِنَّمَا يُوحَىٰ إِلَيَّ أَنَّمَا إِلَهُكُمُ اللَّهُ
وَاحِدٌ فَهَلْ أَنْتُمْ مُسْلِمُونَ ﴿١٠٨﴾

109. ಅವರು ವಿಮುಖರಾದರೆ ಅವರೊಡನೆ ಹೇಳಿರಿ, "ನಾನು ಘಂಟಾ ಘೋಷವಾಗಿ ನಿಮಗೆ ಎಚ್ಚರಿಕೆ ನೀಡಿರುತ್ತೇನೆ. ಇನ್ನು ನಿಮ್ಮೊಡನೆ ವಾಗ್ದಾನ ಮಾಡಲ್ಪಟ್ಟಿರುವಂತಹ ವಿಷಯವು ಸಮೀಪವಿದೆಯೋ ಅಥವಾ ದೂರವಿದೆಯೋ ಎಂಬುದು ನನಗಿರುವುದು.

فَإِنْ تَوَلَّوْا فَقُلْ آذَنْتُكُمْ عَلَىٰ سَوَاءٍ
وَإِنْ أَذْرَبْ أَتَرْتَبِبُ أَمْ بَعِيدٌ مَّا
تُوعَدُونَ ﴿١٠٩﴾

17. ಈ ಸೂಕ್ತವನ್ನು ತಿಳಿಯಲಿಕ್ಕಾಗಿ ಅರ್ಜುಮುರ್ ಅಧ್ಯಾಯದ 73-74ನೆಯ ಸೂಕ್ತವನ್ನು ನೋಡಿರಿ.

110. ನೀವು ಉಚ್ಚ ಸ್ವರದಿಂದ ಹೇಳುವುದನ್ನೂ ಗುಪ್ತವಾಗಿ ಹೇಳುವುದನ್ನೂ ಅಲ್ಲಾಹನು ಅರಿಯುತ್ತಾನೆ.

إِنَّهُ يَعْلَمُ الْجَهْرَ مِنَ الْقَوْلِ وَ
يَعْلَمُ مَا تَكْتُمُونَ ﴿١١٠﴾

111. ಪ್ರಾಯಶಃ ಇದು (ಈ ವಿಳಂಬವು) ನಿಮಗೊಂದು ಪರೀಕ್ಷೆಯಾಗಿದೆಯೆಂದು ನಾನು ಭಾವಿಸುತ್ತೇನೆ ಮತ್ತು ನಿಮಗೆ ಒಂದು ನಿರ್ದಿಷ್ಟ ಕಾಲದ ವರೆಗೆ ಸುಖಿಸುವ ಅವಕಾಶ ಕೊಡಲಾಗುತ್ತಿದೆ."

وَإِنْ أَدْرَأْتُمْ كَعَلَّاءَ فَبِئْسَ مَا تَكْتُمُونَ ﴿١١١﴾

112. (ಕೊನೆಗೆ) ಸಂದೇಶವಾಹಕರು, "ಓ ನನ್ನ ಪ್ರಭೂ! ಸತ್ಯಸಹಿತ ತೀರ್ಮಾನಿಸಿ ಬಿಡು ಮತ್ತು ಜನರೇ, ನಮ್ಮ ದಯಾಮಯನಾದ ಪ್ರಭು ನೀವು ಸೃಷ್ಟಿಸುತ್ತಿರುವ ಮಾತುಗಳ ವಿರುದ್ಧ ನಮಗೆ ಸಹಾಯಾಧಾರವಾಗಿರುತ್ತಾನೆಂದು" ಹೇಳಿದರು.

فَلَرَبِّكُمْ بِالْحَقِّ وَرَبُّنَا
الرَّحْمَنُ الْمُسْتَعَانُ عَلَى مَا تَصِفُونَ ﴿١١٢﴾

19

(ಅವತೀರ್ಣ - ಮದೀನಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಜನರೇ ನಿಮ್ಮ ಪ್ರಭುವಿನ ಕ್ರೋಧವನ್ನು ಭಯಪಡಿರಿ. ವಾಸ್ತವದಲ್ಲಿ ಪುನರುತ್ಥಾನದ ಘಳಿಗೆಯ ಮಹಾಕಂಪನವು (ಭಯಾನಕ) ವಿಷಯವಾಗಿದೆ.
2. ನೀವು ಅದನ್ನು ಕಾಣುವೆಂದು ಹಾಲುಣಿಸುವವಳು ಹಾಲುಣ್ಣುವ ತನ್ನ ಶಿಶುವನ್ನು ಮರೆತು ಬಿಡುವಳು. ಪ್ರತಿಯೊಬ್ಬ ಗರ್ಭಿಣಿಗೆ ಗರ್ಭಪಾತವಾಗಿ ಬಿಡುವುದು. ಜನರು ನಿಮಗೆ ಉನ್ಮತ್ತರಂತೆ ತೋರುವರು. ವಸ್ತುತಃ ಅವರು ಉನ್ಮತ್ತರಾಗಿರಲಾರರು. ನಿಜವಾಗಿ ಅಲ್ಲಾಹನ ಯಾತನೆಯೇ ಅಷ್ಟು ಭೀಕರವಾಗಿರುವುದು.
3. ಜನರಲ್ಲಿ ಕೆಲವರು ತಿಳುವಳಿಕೆ ಇಲ್ಲದೆಯೇ ಅಲ್ಲಾಹನ ಬಗ್ಗೆ ವಾದ - ವಿವಾದ ನಡೆಸುತ್ತಾರೆ ಮತ್ತು ಪ್ರತಿಯೋರ್ವ ಉದ್ಭಟ ಶೈತಾನನನ್ನು ಅನುಸರಿಸುತ್ತಾರೆ.
4. ವಸ್ತುತಃ ಅವನನ್ನು ತನ್ನ ಮಿತ್ರನಾಗಿ ಮಾಡಿಕೊಳ್ಳುವವನನ್ನು ಆತನು ಪಥಭ್ರಷ್ಟಗೊಳಿಸಿಯೇ ತೀರುವನು ಮತ್ತು ನರಕದ ಯಾತನೆಯ ದಾರಿ ತೋರಿಸುವನು ಎಂದು ಅವನ ಅದೃಷ್ಟದಲ್ಲೇ ಬರೆದಿದೆ.
5. ಜನರೇ, ನಿಮಗೆ ಮರಣಾ ನಂತರದ ಜೀವನದ ಬಗೆಗೇನಾದರೂ ಸಂಶಯವಿದ್ದರೆ, ನಾವು ನಿಮ್ಮನ್ನು ಮಣ್ಣಿನಿಂದಲೂ ಅನಂತರ ವೀರ್ಯದಿಂದಲೂ ಆಮೇಲೆ ರಕ್ತ ಪಿಂಡದಿಂದಲೂ ಆ ಬಳಿಕ ರೂಪವಿರುವ ಮತ್ತು ರೂಪವಿಲ್ಲದ ಮಾಂಸದ ತುಣುಕಿನಿಂದಲೂ

بِسْمِ اللَّهِ الرَّحْمَنِ الرَّحِيمِ

يَا أَيُّهَا النَّاسُ اتَّقُوا رَبَّ كَمَا إِنَّ
رَزَقَ السَّاعَةَ شَيْءٌ عَظِيمٌ ①

يَوْمَ تَرَوْهَا تَدَاهِلُ كُلُّ مُرْضِعَةٍ
عَمَّا أَرْضَعَتْ وَتَضَعُ كُلُّ ذَاتِ حَمْلٍ
حَمْلَهَا وَتَرَى النَّاسَ سُكَرَىٰ وَمَا
هُم بِسُكَرَىٰ وَلَٰكِنَّ عَذَابَ اللَّهِ
شَدِيدٌ ②

وَمِنَ النَّاسِ مَنْ يُجَادِلُ فِي اللَّهِ بِغَيْرِ
عِلْمٍ وَ يَتَّبِعُ كُلَّ شَيْطَانٍ مَّرِيدٍ ③

كَتَبَ عَلَيْهِ أَنَّهُ مَنْ تَوَلَّاهُ فَأَنَّ
يُضِلَّهُ وَيَهْدِيهِ إِلَىٰ عَذَابِ السَّعِيرِ ④

يَا أَيُّهَا النَّاسُ إِنْ كُنْتُمْ فِي رَيْبٍ مِّنَ
الْبَعْثِ فَاذْكُرُوا أَنَّا خَلَقْنَاكُمْ مِّن تُّرَابٍ ثُمَّ
مِن نُّطْفَةٍ ثُمَّ مِّن عَظْمٍ ثُمَّ مِّن

ಸೃಷ್ಟಿಸಿದವು ಎಂಬುದು ನಿಮಗೆ ತಿಳಿದಿರಲಿ. ನಿಮಗೆ ವಸ್ತುಸ್ಥಿತಿ ವಿವರಿಸಲಿಕ್ಕಾಗಿ (ನಾವು ಇದನ್ನು ತಿಳಿಸುತ್ತಿದ್ದೇವೆ). ನಾವು ನಮಗಿಷ್ಟವಿರುವುದನ್ನು (ವೀರ್ಯವನ್ನು) ಒಂದು ನಿರ್ದಿಷ್ಟ ಅವಧಿಯ ತನಕ ಗರ್ಭಾಶಯದೊಳಗೆ ತಡೆದಿರಿಸುತ್ತೇವೆ. ಅನಂತರ ನಿಮ್ಮನ್ನು ಒಂದು ಶಿಶುವಿನ ರೂಪದಲ್ಲಿ ಹೊರ ತರುತ್ತೇವೆ. (ತರುವಾಯ) ನೀವು ತಾರುಣ್ಯಕ್ಕೆ ತಲುಪುವಂತಾಗಲು (ನಿಮ್ಮನ್ನು ಪೋಷಿಸುತ್ತೇವೆ) ಮತ್ತು ನಿಮ್ಮಲ್ಲಿ ಕೆಲವರನ್ನು ಮೊದಲೇ ಹಿಂದಕ್ಕೆ ಕರೆಸಿ ಕೊಳ್ಳಲಾಗುತ್ತದೆ ಮತ್ತು ಕೆಲವರನ್ನು ಎಲ್ಲವನ್ನೂ ತಿಳಿದುಕೊಂಡ ಬಳಿಕ ಏನೂ ತಿಳಿಯದಂತಾಗಲು ಅತಿ ವೃದ್ಧಾಪ್ಯದಡೆಗೆ ತಿರುಗಿಸಿ ಬಿಡಲಾಗುತ್ತದೆ. ನೆಲವು ಒಣಗಿರುವುದನ್ನು ನೀವು ನೋಡುತ್ತೀರಿ. ಅನಂತರ ನಾವು ಅದರ ಮೇಲೆ ಮಳೆಗರೆದಾಗ ಅದು ಒಮ್ಮೆಲೇ ಮೊಳೆಯಿತು, ಉಬ್ಬಿತು ಮತ್ತು ಎಲ್ಲ ಬಗೆಯ ನಯನ ಮನೋಹರ ಸಸ್ಯಗಳನ್ನು ಹೊರಗೆಡಹ ತೊಡಗಿಬಿಟ್ಟಿತು.

6. ಇವೆಲ್ಲ ಆಗುವುದಕ್ಕೆ ಕಾರಣ ಅಲ್ಲಾಹನೇ ಪರಮ ಸತ್ಯವಾಗಿರುವುದು. ಅವನು ಮೃತರನ್ನು ಜೀವಂತಗೊಳಿಸುತ್ತಾನೆ ಮತ್ತು ಸರ್ವ ವಿಷಯಗಳ ಮೇಲೆ ಸಾಮರ್ಥ್ಯವುಳ್ಳವನಾಗಿರುತ್ತಾನೆ.
7. ಪುನರುತ್ಥಾನದ ಘಳಿಗೆಯು ಬಂದೇ ತೀರುವುದು (ಎಂಬುದಕ್ಕಿಂದು ಆಧಾರವಾಗಿದೆ) ಇದರಲ್ಲಿ ಸಂಶಯಕ್ಕೆ ಅವಕಾಶವೇ ಇಲ್ಲ ಮತ್ತು ಸಮಾಧಿಗಳೊಳಗೆ ಹೋಗಿರುವವರನ್ನು ಅಲ್ಲಾಹನು ಖಂಡಿತವಾಗಿಯೂ ಎಬ್ಬಿಸುವನು.
8. ಮತ್ತೆ ಕೆಲವರು ಯಾವುದೇ ಜ್ಞಾನ, ಸನ್ಮಾರ್ಗದರ್ಶನ ಮತ್ತು ಪ್ರಕಾಶ ನೀಡುವಂತಹ ಗ್ರಂಥದ ಹೊರತಾಗಿಯೇ ಅಲ್ಲಾಹನ ವಿಷಯದಲ್ಲಿ ಜಗಳಾಡುವವರಿದ್ದಾರೆ.
9. ಕೊರಳನ್ನು ಸೆತಿಯುತ್ತ ಜನರನ್ನು ದೇವ ಮಾರ್ಗದಿಂದ ತಪ್ಪಿಸಲಿಕ್ಕಾಗಿ (ಅವರು ಹೀಗೆ ಮಾಡುತ್ತಾರೆ). ಇಂತಹವನಿಗೆ ಈ ಲೋಕದಲ್ಲಿ ಅಪಮಾನವಿದೆ. ಪುನರುತ್ಥಾನದ ದಿನ ನಾವು ಅವನಿಗೆ ನರಕಾಗ್ನಿಯ ಶಿಕ್ಷೆಯ ಸವಿಯನ್ನು ಉಣಿಸುವೆವು.
10. ನಿನ್ನ ಸ್ವಂತ ಕೈಗಳು ನಿನ್ನಗಾಗಿ ಸಿದ್ಧಗೊಳಿಸಿರುವ ನಿನ್ನ ಭವಿಷ್ಯವಿದು. ಅನ್ಯಥಾ ಅಲ್ಲಾಹನು ತನ್ನ ದಾಸರ ಮೇಲೆ ಅಕ್ರಮವೆಸಗುವವನಲ್ಲ.

مُضَعَّةٍ مُّخَلَّقَةٍ وَعَيْرٍ مُّخَلَّقَةٍ
لِّبَيِّنَاتٍ لِّكُمْ وَتُقَرَّرُ فِي الْأَرْحَامِ مَا
نَشَاءُ إِلَىٰ أَجَلٍ مُّسَمًّى ثُمَّ نُخْرِجُكُمْ
طِفْلًا ثُمَّ لَتَبَلَّغُوا أَشُدَّكُمْ وَمِنْكُمْ
مَّن يُّتَوَتَّىٰ وَمِنْكُمْ مَّن يُرَدُّ إِلَىٰ أُوْدِلِ
الْعُرَىٰ لِكَيْلَا يَعْلَمَ مِنْ بَعْدِ عِلْمٍ شَيْئًا
وَكَرَىٰ الْأَرْحَامَ هَامِدَةً فَاذَّا أَنْزَلْنَا
عَلَيْهَا الْمَاءَ اهْتَرَّتْ وَرَبَّتْ وَأَنْبَتَتْ
مِنْ كُلِّ رَوْحٍ بِهِيجٍ ﴿٥﴾

ذٰلِكَ بِاَنَّ اللّٰهَ هُوَ الْحَقُّ وَاَنَّكَ يُحْيِ
الْمَوْتٰى وَاَنَّكَ عَلَىٰ كُلِّ شَيْءٍ قَدِيْرٌ ﴿٦﴾

وَاَنَّ السَّاعَةَ اٰتِيَةٌ لَا رَيْبَ فِيْهَا
وَاَنَّ اللّٰهَ يَبْعَثُ مَنْ فِي الْقُبُوْرِ ﴿٧﴾

وَمِنَ النَّاسِ مَن يُجَادِلُ فِي اللّٰهِ بِغَيْرِ
عِلْمٍ وَّ لَا هُدٰى وَّ لَا كِتٰبٍ مُّزِيْرٍ ﴿٨﴾

ثٰنِي عِظْفِهٖ لِيُضِلَّ عَنْ سَبِيْلِ اللّٰهِ
لَهُ فِي الدُّنْيَا خِزْيٌ وَّ نُذِيْقُهُ يَوْمَ
الْقِيٰمَةِ عَذٰبَ الْحَرِيْقِ ﴿٩﴾

ذٰلِكَ بِمَا قَدَّمْتُمْ يَدًا وَاَنَّ اللّٰهَ
لَيْسَ بِظَلٰمٍ لِّلْعٰبِدِيْنَ ﴿١٠﴾

11. ಗಡಿಯಲ್ಲಿದ್ದುಕೊಂಡು ಅಲ್ಲಾಹನ ದಾಸ್ಯ-ಆರಾಧನೆ ಮಾಡುವವನೂ ಜನರಲ್ಲಿದ್ದಾನೆ.' ಲಾಭವಾದರೆ ತೃಪ್ತನಾಗುತ್ತಾನೆ ಮತ್ತು ಏನಾದರೂ ಸಂಕಷ್ಟ ಬಂದರೆ ಹಿಂದಕ್ಕೆ ತಿರುಗಿ ಬಿಡುತ್ತಾನೆ. ಅವನ ಪಾಲಿಗೆ ಇಹಲೋಕವೂ ನಷ್ಟವಾಯಿತು, ಪರಲೋಕವೂ ನಷ್ಟವಾಯಿತು. ಇದುವೇ ಸುಸ್ಪಷ್ಟ ನಷ್ಟ.
12. ಅವನು ಅಲ್ಲಾಹನನ್ನು ಬಿಟ್ಟು ಅವನಿಗೆ ಹಾನಿಯನ್ನಾಗಲಿ, ಲಾಭವನ್ನಾಗಲಿ ಒದಗಿಸಲಾಗದಂತಹವರನ್ನು ಪ್ರಾರ್ಥಿಸುತ್ತಾನೆ, ಇದುವೇ ಪಥಭ್ರಷ್ಟತೆಯ ಪರಮಾವಧಿ.
13. ಯಾರ ಹಾನಿಯು ಅವರ ಲಾಭಕ್ಕಿಂತ ಸಮೀಪವಿದೆಯೋ ಅವರನ್ನು ಅವನು ಪ್ರಾರ್ಥಿಸುತ್ತಾನೆ. ಅವನ ಸಂರಕ್ಷಕನು ಅತ್ಯಂತ ನಿಕ್ಕಷ್ಟನು ಮತ್ತು ಅವನ ಮಿತ್ರನು ಅತ್ಯಂತ ನಿಕ್ಕಷ್ಟನು.
14. (ಇದಕ್ಕೆ ವ್ಯತಿರಿಕ್ತವಾಗಿ) ಸತ್ಯವಿಶ್ವಾಸವಿರಿಸಿಕೊಂಡು ಸತ್ಯಮವೆಸಗಿದವರನ್ನು ಖಂಡಿತವಾಗಿಯೂ ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಗೊಳಿಸುವನು. ಅಲ್ಲಾಹನು ತಾನಿಚ್ಛಿಸಿದುದನ್ನು ಮಾಡುತ್ತಾನೆ.
15. ಅಲ್ಲಾಹನು ಇಹ-ಪರಗಳಲ್ಲಿ ತನಗೇನೂ ಸಹಾಯ ಮಾಡಲಾರನೆಂದು ಭಾವಿಸಿಕೊಂಡವನು ಒಂದು ಹಗ್ಗದ ಮೂಲಕ ಆಕಾಶಕ್ಕೆ ತಲುಪಿ ಬಿರುಕನ್ನು ಉಂಟು ಮಾಡಲಿ. ಅನಂತರ ಅವನ ಪ್ರಯತ್ನವು ಅವನಿಗೆ ಹಿತಕರವಲ್ಲದ ವಿಷಯವನ್ನು ರದ್ದುಗೊಳಿಸುತ್ತದೋ ಎಂದು ನೋಡಿಕೊಳ್ಳಲಿ.
16. ನಾವು ಈ ಕುರ್ಆನನ್ನು ಇಂತಹ ಸುಸ್ಪಷ್ಟವಾದ ಸೂಕ್ತಗಳೊಂದಿಗೆ ಅವತೀರ್ಣ ಗೊಳಿಸಿದ್ದೇವೆ ಮತ್ತು ಅಲ್ಲಾಹನು ತಾನಿಚ್ಛಿಸಿದವನಿಗೆ ಸನ್ಮಾರ್ಗದರ್ಶನವನ್ನು ನೀಡುತ್ತಾನೆ.
17. ನಿಶ್ಚಯವಾಗಿಯೂ ಸತ್ಯವಿಶ್ವಾಸವಿರಿಸಿದವರು, ಯಹೂದಿಗಳಾದವರು, ಸಾಬೀಕುಗಳು, ನಸಾರಾಗಳು (ಕ್ರೈಸ್ತರು), ಮಜೂಸೀಗಳು (ಅಗ್ನಿ ಆರಾಧಕರು) ಮತ್ತು ಬಹುದೇವಾರಾಧಕರು ಇವರೆಲ್ಲರ ನಡುವೆ ಅಲ್ಲಾಹನು ಪುನರುತ್ಥಾನದ ದಿನ ತೀರ್ಮಾನ ಮಾಡಿ ಬಿಡುವನು. ಪ್ರತಿಯೊಂದು ವಿಷಯವೂ ಅಲ್ಲಾಹನ ದೃಷ್ಟಿಯಲ್ಲಿದೆ.

وَمِنَ النَّاسِ مَن يَّعْبُدُ اللَّهَ عَلَى حَرْفٍ ۖ فَإِنْ أَصَابَهُ خَيْرٌ اطْمَأَنَّ بِهِ ۖ وَإِنْ أَصَابَتْهُ فِتْنَةٌ انْقَلَبَ عَلَىٰ وَجْهِهِ ۗ خَسِرَ الدُّنْيَا وَالْآخِرَةَ ۗ ذَٰلِكَ هُوَ الْخُسْرَانُ الْمُبِينُ ۝

يَدْعُو عَوًّا مِّن دُونِ اللَّهِ مَا لَا يَنْفَعُهُ وَ مَا لَا يَنْفَعُهُ ۗ ذَٰلِكَ هُوَ الضَّلَالُ الْبَعِيدُ ۝

يَدْعُو لَمَن صَرَّهُ أَقْرَبُ مِّن نَّفْسِهِ ۗ لَيْسَ الْمَوْلَىٰ وَ لَيْسَ الْعَشِيرُ ۝

إِنَّ اللَّهَ يُدْخِلُ الَّذِينَ آمَنُوا وَعَمِلُوا الصَّالِحَاتِ جَنَّاتٍ تَجْرِي مِنْ تَحْتِهَا الْأَنْهَارُ ۗ إِنَّ اللَّهَ يَفْعَلُ مَا يُرِيدُ ۝

مَنْ كَانَ يَظُنُّ أَن لَّن يَنْصُرَهُ اللَّهُ فِي الدُّنْيَا وَالْآخِرَةِ فَلْيَبَدِّدْ بِسَبَبٍ إِلَى السَّمَاءِ ثُمَّ لْيَقْطَعْ فَلْيَنْظُرْ هَلْ يُدْهِبَنَّ كَيْدَهُ مَا يَغِظُ ۝

وَكَذَٰلِكَ أَنْزَلْنَاهُ آيَاتٍ بَيِّنَاتٍ ۗ وَأَنَّ اللَّهَ يَهْدِي مَن يُرِيدُ ۝

إِنَّ الَّذِينَ آمَنُوا وَالَّذِينَ هَادُوا وَالصَّابِغِينَ وَالنَّصَارَىٰ وَالْمَجُوسَ وَالَّذِينَ أَشْرَكُوا ۗ إِنَّ اللَّهَ يَفْصِلُ بَيْنَهُم يَوْمَ الْقِيَامِ ۗ إِنَّ اللَّهَ عَلَىٰ كُلِّ شَيْءٍ شَهِيدٌ ۝

1. ಅರ್ಥಾತ್- ಸತ್ಯನಿಷೇಧ ಮತ್ತು ಇಸ್ಲಾಮಿನ ಸರಹದ್ದಿನಲ್ಲಿ ನಿಂತುಕೊಂಡು ದಾಸ್ಯ ಕೈಗೊಳ್ಳುತ್ತಾನೆ. ಅವನ ಸ್ಥಿತಿ ಜಯ ದೊರೆತರೆ ಜತೆ ಸೇರುವ ಮತ್ತು ಸೋಲುಂಟಾದರೆ ಮೆಲ್ಲನೆ ಸರಿದು ಬಿಡುವ ಸೇನೆಯ ಬದಿಯಲ್ಲಿ ನಿಂತ ಗೊಂದಲದಲ್ಲಿರುವ ವ್ಯಕ್ತಿಯಂತಿದೆ.

18. ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವ ಸಕಲವೂ ಸೂರ್ಯ ಚಂದ್ರ ನಕ್ಷತ್ರಗಳೂ ಪರ್ವತಗಳೂ ಮರಗಳೂ ಪ್ರಾಣಿಗಳೂ ಅನೇಕ ಮನುಷ್ಯರೂ ಯಾತನೆಗೆ ಅರ್ಹರಾಗಿರುವ ಅನೇಕರೂ ಅಲ್ಲಾಹನ ಮುಂದೆ ಸಾಷ್ಟಾಂಗ ವೆರಗುತ್ತಿರುವುದನ್ನು ನೀವು ನೋಡುತ್ತಿಲ್ಲವೇ? ಯಾರನ್ನು ಅಲ್ಲಾಹ್ ಅವಮಾನಗೊಳಿಸಿ ಬಿಡುವನೋ ಅವನನ್ನು ಬೇರೆ ಯಾರೂ ಗೌರವಿಸುವವರಿಲ್ಲ. ಅಲ್ಲಾಹ್ ತಾನಿಚ್ಛಿಸಿದ್ದನ್ನೇ ಮಾಡುತ್ತಾನೆ.

أَلَمْ تَرَ أَنَّ اللَّهَ يَسْجُدُ لَهُ مَنْ فِي
السَّمَوَاتِ وَمَنْ فِي الْأَرْضِ وَالشَّجَرُ
وَالنَّجْمُ وَالْجِبَالُ وَالشَّجَرُ
وَالدَّابُّ وَكَثِيرٌ مِّنَ النَّاسِ ۗ وَ
كَثِيرٌ حَقَّ عَلَيْهِ الْعَذَابُ ۗ وَمَنْ
يُهِنِ اللَّهُ فَمَا لَهُ مِنْ مُّكْرِمٍ ۗ إِنَّ
اللَّهَ يَفْعَلُ مَا يَشَاءُ ۝١٨

19. ತಮ್ಮ ಪ್ರಭುವಿನ ವಿಷಯದಲ್ಲಿ ಪರಸ್ಪರ ಕಲಹವಿರುವ ಎರಡು ಪಂಗಡಗಳಿವು? ಇವರಲ್ಲಿ ಸತ್ಯನಿಷೇಧಿಗಳಿಗೆ ನರಕಾಗ್ನಿಯ ಉಡುಪು ಕತ್ತರಿಸಲ್ಪಟ್ಟಿದೆ. ಅವರ ತಲೆಗಳ ಮೇಲೆ ಕುದಿಯುವ ನೀರನ್ನು ಸುರಿಸಲಾಗುವುದು.

هَذَانِ حَصْنٍ اخْتَصَمُوا فِي رَبِّهِمْ ۚ
فَالَّذِينَ كَفَرُوا قُطِعَتْ لَهُمْ ثِيَابٌ
مِّنْ نَّارٍ يُّصْبُونَ مِنْ فَوْقِ رُءُوسِهِمْ
الْحَمِيمُ ۝١٩

20. ಅದರಿಂದ ಅವರ ಚರ್ಮಗಳು ಮಾತ್ರವಲ್ಲ ಹೊಟ್ಟೆಯೊಳಗಿರುವ ಭಾಗಗಳೂ ಕರಗಿ ಹೋಗುವುವು-

يُصْهَرُ بِهِ مَا فِي بُطُونِهِمْ وَالْجُلُودُ ۝٢٠

21. ಮತ್ತು ಅವರನ್ನು ಶಿಕ್ಷಿಸಲಿಕ್ಕಾಗಿ ಕಬ್ಬಿಣದ ಗದೆಗಳಿರುವುವು.

وَلَهُمْ مَّقَامِعٌ مِّنْ حَدِيدٍ ۝٢١

22. ಅವರು ಭಯಭೀತರಾಗಿ ನರಕದಿಂದ ಹೊರ ಹೋಗಿ ಬಿಡಲು ಪ್ರಯತ್ನಿಸಿದಾಗಲೆಲ್ಲ ಸುಡುವ ಶಿಕ್ಷೆಯ ರುಚಿಯನ್ನು ಸವಿಯಿರಿ ಎನ್ನುತ್ತ ಪುನಃ ಅದರೊಳಗೇ ದೂಡಲ್ಪಡುವರು.

كَلِمًا أَرَادُوا أَنْ يَخْرُجُوا مِنْهَا مِنْ
عَمٍّ أُعِيدُوا فِيهَا وَذُوقُوا
عَذَابَ الْحَرِيقِ ۝٢٢

23. (ಇನ್ನೊಂದು ಕಡೆ) ಅಲ್ಲಾಹನು ಸತ್ಯವಿಶ್ವಾಸವಿರಿಸಿದವರನ್ನು ಮತ್ತು ಸತ್ಕರ್ಮವೆಸಗಿದವರನ್ನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಗೊಳಿಸುವನು. ಅಲ್ಲಿ ಅವರು ಚಿನ್ನದ ಕಂಕಣಗಳಿಂದಲೂ ಮುತ್ತುಗಳಿಂದಲೂ ಅಲಂಕರಿಸಲ್ಪಡುವರು. ಅವರ ಉಡುಪು ರೇಶ್ಮೆಯದ್ದಾಗಿರುವುದು.

إِنَّ اللَّهَ يُدْخِلُ الَّذِينَ آمَنُوا وَ
عَمِلُوا الصَّالِحَاتِ جَنَّاتٍ تَجْرِي مِنْ
تَحْتِهَا الْأَنْهَارُ يُحَلَّوْنَ فِيهَا مِنْ
أَسَاوِرَ مِنْ ذَهَبٍ وَكُلُوا فِيهَا
فِيهَا حَرِيرٌ ۝٢٣

2. ಇಲ್ಲಿ ದೇವನ ಬಗ್ಗೆ ಜಗಳ ಕಾಯುತ್ತಿರುವ ಎಲ್ಲಾ ಗುಂಪುಗಳನ್ನು ಅವುಗಳ ಸಂಖ್ಯಾಧಿಕ್ಯದ ಹೊರತಾಗಿಯೂ ಎರಡು ಪಂಗಡಗಳು ಎಂದು ಹೇಳಲಾಗಿದೆ. ಪ್ರವಾದಿಗಳ ಮಾತನ್ನು ನಂಬಿ ನಿಜಾರ್ಥದಲ್ಲಿ ದೇವನ ಅನುಸರಣೆ ಮಾಡುವ ಒಂದು ಪಂಗಡ. ಪ್ರವಾದಿಗಳ ಮಾತನ್ನು ನಂಬದೆ ಸತ್ಯನಿಷೇಧದಲ್ಲಿ ತೊಡಗಿರುವವರನ್ನೊಳಗೊಂಡ ಇನ್ನೊಂದು ಪಂಗಡ. ಅವರ ನಡುವೆ ಎಷ್ಟೇ ವ್ಯತ್ಯಾಸಗಳಿದ್ದರೂ ಅವರು ಸತ್ಯನಿಷೇಧದ ಎಂತಹ ವಿಭಿನ್ನ ಪ್ರಕಾರಗಳನ್ನು ಅಳವಡಿಸಿಕೊಂಡವರಾಗಿದ್ದರೂ ಅವರು ಅದೇ ಪಂಗಡಕ್ಕೆ ಸೇರಿದವರಾಗಿದ್ದಾರೆ.

24. ಅವರಿಗೆ ಪರಿಶುದ್ಧ ಮಾತನ್ನು ಸ್ವೀಕರಿಸುವಂತಹ ಮಾರ್ಗದರ್ಶನ ನೀಡಲಾಯಿತು ಮತ್ತು ಅವರಿಗೆ ಸ್ತುತ್ಯರ್ಹನಾದವನ ಮಾರ್ಗವನ್ನು ತೋರಿಸಲಾಯಿತು.

وَهُدُوا إِلَى الطَّيِّبِ مِنَ الْقَوْلِ ۗ وَ
هُدُوا إِلَى صِرَاطٍ الْحَمِيدِ ﴿١٤﴾

25. ಸತ್ಯನಿಷೇಧ ಕೈಗೊಂಡವರು, (ಇಂದು) ಅಲ್ಲಾಹನ ಮಾರ್ಗದಿಂದ ಮತ್ತು ನಾವು ಸಕಲ ಮಾನವರಿಗಾಗಿ ಮಾಡಿರುವ, ಸ್ಥಳೀಯರ ಹಾಗೂ ಹೊರಗಿನಿಂದ ಬರುವವರ ಹಕ್ಕುಗಳು ಸರಿಸಮಾನವಾಗಿರುವ ಮಸ್ಜಿದುಲ್ ಹರಾಮ್‌ನ ಸಂದರ್ಶನದಿಂದ ಜನರನ್ನು ತಡೆಯುತ್ತಿರುವವರು.³ (ಅವರ ವರ್ತನೆಯು ಖಂಡಿತವಾಗಿಯೂ ಶಿಕ್ಷಾರ್ಹವಾಗಿದೆ) ಇದರಲ್ಲಿ (ಮಸ್ಜಿದುಲ್ ಹರಾಮ್‌)ನಲ್ಲಿ ಸತ್ಯದಿಂದ ದೂರ ಸರಿದು ಅಕ್ರಮ ಮಾರ್ಗ ಕೈಗೊಂಡವನು ಯಾರೇ ಇರಲಿ, ಅವನಿಗೆ ನಾವು ವೇದನಾಯುಕ್ತ ಯಾತನೆಯು ರುಚಿಯನ್ನು ಸವಿಸುವೆವು.

إِنَّ الَّذِينَ كَفَرُوا وَيَصُدُّونَ عَنْ سَبِيلِ
اللَّهِ وَالْمَسْجِدِ الْحَرَامِ الَّذِي جَعَلْنَاهُ
لِلنَّاسِ سَرَائٍ الْعَاقِبِ فِيهِ وَالْبَادِ
وَمَنْ يُرِدْ فِيهِ بِالْحَاكِ بِظُلْمٍ تُدْرِكُهُ
مِنْ عَذَابِ الْكَبِيرِ ﴿١٥﴾

26. ನಾವು ಇಬ್ನಾಹಿಮರಿಗೆ ಈ ಭವನ(ಕಅಬಾ)ದ ಸ್ಥಳವನ್ನು ಗೊತ್ತುಪಡಿಸಿ ಕೊಟ್ಟಿ ಸಂದರ್ಭವನ್ನು ಸ್ಮರಿಸಿರಿ. (ಅವರಿಗೆ ಹೀಗೆ ಆದೇಶಿಸಲಾಗಿತ್ತು:) "ನನ್ನ ಜೊತೆ ಯಾವುದೇ ವಸ್ತುವನ್ನೂ ಸಹಭಾಗಿಯಾಗಿ ಮಾಡದಿರಿ. ನನ್ನ ಭವನವನ್ನು ಪ್ರದಕ್ಷಿಣೆ ಮಾಡುವವರಿಗಾಗಿಯೂ (ನಮಾಝಿಗೆ) ನಿಲ್ಲುವವರಿಗಾಗಿಯೂ ಬಾಗುವವರಿಗಾಗಿಯೂ ಸಾಷ್ಟಾಂಗ ಮಾಡುವವರಿಗಾಗಿಯೂ ನಿರ್ಮಲವಾಗಿರಿಸಿರಿ-

وَإِذْ بَوَّأْنَا لِإِبْرَاهِيمَ مَكَانَ الْبَيْتِ
أَنْ لَا تُشْرِكْ بِي شَيْئًا وَطَهَّرَ بَيْتِي
لِلطَّائِفِينَ وَالْقَائِمِينَ وَالرُّكَّعِ السُّجُودِ ﴿١٦﴾

27. ಮತ್ತು ಜನರಿಗೆ ಹಜ್ಜ್ ಯಾತ್ರೆಗಾಗಿ ಸಾರ್ವತ್ರಿಕ ಕರ ನೀಡಿರಿ. ಅವರು ದೂರ ದೂರದ ಪ್ರದೇಶಗಳಿಂದಲ್ಲ ಕಾಲ್ಪಡಿಯಲ್ಲೂ ಒಂಟೆಗಳ ಮೇಲೆ ಸವಾರಿ ಮಾಡಿಕೊಂಡೂ ನಿಮ್ಮ ಬಳಿಗೆ ಬರುವಂತಾಗಲಿ."

وَآذِنُ فِي النَّاسِ بِالْحَجِّ يَا تُؤَكِّدُ رَجَالًا
وَ عَلَى كُلِّ ضَامِرٍ يَأْتِينَ مِنْ كُلِّ
فَجٍّ عَسِيقٍ ﴿١٧﴾

28. (ಈ ರೀತಿ) ಅವರು ಇಲ್ಲಿ ಅವರಿಗಾಗಿ ಇರಿಸಲಾಗಿರುವ ಪ್ರಯೋಜನಗಳನ್ನು ಪ್ರತ್ಯಕ್ಷವಾಗಿ ನೋಡುವಂತಾಗಲಿ ಮತ್ತು ಅವರು ಕೆಲವು ನಿಶ್ಚಿತ ದಿನಗಳಲ್ಲಿ ಅಲ್ಲಾಹನು ಅವರಿಗೆ ದಯೆ ಪಾಲಿಸಿರುವ ಜಾನುವಾರುಗಳ ಮೇಲೆ ಅವನ ನಾಮವನ್ನು ಚ್ಚರಿಸಲಿ. ಸ್ವತಃ ತಿನ್ನಲಿ ಮತ್ತು ಬಡ ಬಗ್ಗರಿಗೂ ಕೊಡಲಿ.

لِيَشْهَدُوا مَنَافِعَ لَهُمْ وَيَذْكُرُوا
اسْمَ اللَّهِ فِي أَيَّامٍ مَعْلُومَاتٍ عَلَى مَا
رَزَقَهُمْ مِنْ بَيْهِيمَةِ الْأَنْعَامِ كُلُّوا
مِنْهَا وَأَطِيعُوا أَمْرَ الْفَقِيرِ ﴿١٨﴾

3. ಅರ್ಥಾತ್- ಪ್ರವಾದಿವರ್ಯರು(ಸ) ಮತ್ತು ಅವರ ಅನುಯಾಯಿಗಳನ್ನು ಅವರು ಹಜ್ಜ್ ಮತ್ತು ಉಮ್ರಾಗಳಿಂದ ತಡೆಯುತ್ತಿದ್ದಾರೆ.

29. ಆ ಬಳಿಕ ತಮ್ಮ ಕೊಳೆ-ಕಶ್ಮಲಗಳನ್ನು ಹೋಗಲಾಡಿಸಲಿ. ತಮ್ಮ ಹರಕೆಗಳನ್ನು ಸಲ್ಲಿಸಲಿ ಮತ್ತು ಈ ಪುರಾತನ ಭವನಕ್ಕೆ ಪ್ರದಕ್ಷಿಣೆ ಮಾಡಲಿ.

ثُمَّ لِيَقْضُوا تَفَثَهُمْ وَلِيُؤْتُوا نُذُورَهُمْ
وَلِيَطَّوْفُوا بِالْبَيْتِ الْعَتِيقِ ﴿٢٩﴾

30. (ಕಅಬಾ ನಿರ್ಮಾಣದ ಉದ್ದೇಶ) ಇದಾಗಿತ್ತು ಮತ್ತು ಅಲ್ಲಾಹ ನಿಂದ ನಿಶ್ಚಯಿಸಲ್ಪಟ್ಟ ಕರ್ಮವಿಧಿಗಳನ್ನು ಯಾರಾದರೂ ಗೌರವಿಸಿದರೆ ಅವನ ಪ್ರಭುವಿನ ಬಳಿ ಸ್ವತಃ ಅವನಿಗೇ ಉತ್ತಮ ವಾಗಿರುವುದು. ಜಾನುವಾರುಗಳನ್ನು ನಿಮ್ಮ ಪಾಲಿಗೆ ಧರ್ಮ ಸಮ್ಮತಗೊಳಿಸಲಾಗಿದೆ.⁴ ಆದರೆ ನಿಮಗೆ ಸೂಚಿಸಲಾಗಿರುವವುಗಳ ಹೊರತು. ನೀವನ್ನು ವಿಗ್ರಹಗಳ ಮಾಲಿನ್ಯದಿಂದ ದೂರವಿರಿ. ಅಸತ್ಯ ಮಾತುಗಳಿಂದಲೂ ದೂರವಿರಿ.

ذَلِكَ وَمَنْ يُعْظِمِ حُرْمَتِ اللَّهِ فَهُوَ
خَيْرٌ لَهُ عِنْدَ رَبِّهِ ۗ وَأُحِلَّتْ لَكُمْ
الْأَنْعَامُ إِلَّا مَا يُشَلَىٰ عَلَيْكُمْ فَاجْتَنِبُوا
الرِّجْسَ مِنَ الْأَوْثَانِ وَاجْتَنِبُوا قَوْلَ الزُّورِ ﴿٣٠﴾

31. ಏಕನಿಷ್ಕರಾಗಿ ಅಲ್ಲಾಹನ ದಾಸರಾಗಿರಿ. ಅವನೊಂದಿಗೆ ಯಾರನ್ನೂ ಭಾಗೀದಾರನಾಗಿ ಮಾಡಬೇಡಿರಿ. ಅಲ್ಲಾಹನೊಂದಿಗೆ ಸಹಭಾಗಿತ್ವ ಎಸಗುವವನು ಆಕಾಶದಿಂದ ಕೆಳಗೆ ಬಿದ್ದಂತೆ. ಆಗ ಅವನನ್ನು ಒಂದೋ ಪಕ್ಷಿಗಳು ಕಿತ್ತುಕೊಂಡು ಹೋಗುವವು ಅಥವಾ ಗಾಳಿಯು ಅವನನ್ನು ಒಯ್ಯು, ಅವನು ನುಚ್ಚುನೂರಾಗಿ ಬಿಡುವಂತಹ ಸ್ಥಳಕ್ಕೆ ಅಪ್ಪಳಿಸಿ ಬಿಡುವುದು.⁵

حُفَاءَ لِلَّهِ غَيْرَ مُشْرِكِينَ بِهِ ۗ وَمَنْ
يُشْرِكْ بِاللَّهِ فَكَأَنَّمَا خَرَّ مِنَ السَّمَاءِ
فَتَخَطَّفَهُ الطَّيْرُ ۗ أَوْ تَهْوَىٰ بِهِ الرِّيحُ
فِي مَكَانٍ سَحِيبٍ ﴿٣١﴾

32. ಇದಾಗಿದೆ ವಾಸ್ತವಿಕ ವಿಷಯ. (ಇದನ್ನು ತಿಳಿದುಕೊಳ್ಳಿರಿ) ಮತ್ತು ಯಾರಾದರೂ ಅಲ್ಲಾಹನು ನಿಶ್ಚಯಿಸಿದ ಲಾಂಛನಗಳನ್ನು ಗೌರವಿಸಿದರೆ ಇದು ಹೃದಯಗಳ 'ಭಕ್ತಿ'ಯಿಂದಾಗಿದೆ.⁶

ذَلِكَ ۗ وَمَنْ يُعْظِمِ شَعَائِرَ اللَّهِ فَإِنَّهَا
مِنْ تَقْوَى الْقُلُوبِ ﴿٣٢﴾

4. ಈ ಸಂದರ್ಭದಲ್ಲಿ ಜಾನುವಾರುಗಳನ್ನು ಧರ್ಮಸಮ್ಮತಗೊಳಿಸಲಾಗಿರುವುದನ್ನು ಪ್ರಸ್ತಾವಿಸುವುದರ ಉದ್ದೇಶ, ಎರಡು ತಪ್ಪುಕಲ್ಪನೆಗಳನ್ನು ದೂರ ಮಾಡುವುದಾಗಿದೆ. ಮೊದಲನೆಯದಾಗಿ ಮುಶ್ರಿಕರು ಮತ್ತು ಕುರೈಶರು ಬಹೀರೇ, ಸಾಯಿಬಾ, ವಸೀಲ ಮತ್ತು ಹಾಮ್‌ಗಳೂ ಅಲ್ಲಾಹನು ಗೊತ್ತುಪಡಿಸಿದ ನಿಷೇಧಗಳೇ ಆಗಿವೆ ಎಂದು ಭಾವಿಸುತ್ತಿದ್ದರು. ಆದ್ದರಿಂದ ಇವಾವುದೂ ಅಲ್ಲಾಹನು ವಿಧಿಸಿದ ನಿಷೇಧಗಳಲ್ಲ. ಆ ಜಾನುವಾರುಗಳೆಲ್ಲವೂ ನಿಮ್ಮ ಪಾಲಿಗೆ ಧರ್ಮಸಮ್ಮತವೆಂದು ಹೇಳಲಾಗಿದೆ. ಎರಡನೆಯದಾಗಿ ಇಹಾಮ್ ಧರಿಸಿರುವ ಸ್ಥಿತಿಯಲ್ಲಿ ಬೇಟೆಯಾಡುವುದು ನಿಷಿದ್ಧವಾಗಿರುವುದರಿಂದ ಜಾನುವಾರುಗಳನ್ನು ದಿಬಹ್ ಮಾಡುವುದು ಮತ್ತು ಸೇವಿಸುವುದು ಕೂಡ ನಿಷಿದ್ಧವೆಂದು ಯಾರೂ ಭಾವಿಸಬಾರದು. ಅದಕ್ಕಾಗಿ ಇವಾವುದೂ ಅಲ್ಲಾಹನು ಗೊತ್ತುಪಡಿಸಿದ ನಿಷೇಧಗಳಲ್ಲಿ ಸೇರಿಲ್ಲವೆಂದು ಹೇಳಲಾಗುತ್ತಿದೆ.
5. ಈ ಉದಾಹರಣೆಯಲ್ಲಿ ಆಕಾಶವೆಂದು ಹೇಳಲಾಗಿರುವುದು ಮಾನವನ ನೈಸರ್ಗಿಕ ಅವಸ್ಥೆಯ ಕುರಿತಾಗಿದೆ. ಅವನು ನೈಸರ್ಗಿಕವಾಗಿ ದೇವನ ಹೊರತು ಬೇರಾರ ದಾಸನೂ ಆಗಿರುವುದಿಲ್ಲ. ಅವನ ಪ್ರಕೃತಿ ಏಕದೇವತ್ವವಲ್ಲದೆ ಬೇರಾವ ಧರ್ಮವನ್ನೂ ಅರಿಯದು. ಮಾನವನು ಪ್ರವಾದಿಗಳ ಮಾರ್ಗದರ್ಶನವನ್ನು ಸ್ವೀಕರಿಸಿದರೆ ಅವನು ತನ್ನ ಜ್ಞಾನ ಮತ್ತು ಅಂತರ್ವ್ಯಾಪ್ತಿಯೊಂದಿಗೆ ಆ ನೈಸರ್ಗಿಕ ಅವಸ್ಥೆಯಲ್ಲೇ ನೆಲೆಗೊಳ್ಳುತ್ತಾನೆ. ಅನಂತರ ಅವನು ಉನ್ನತಿಯೆಡೆಗೇ ಸಾಗುತ್ತಾನೆ, ಪತನದ ಕಡೆಗಲ್ಲ. ಆದರೆ ಬಹುದೇವಾರಾಧನೆ ಮತ್ತು ನಾಸ್ತಿಕತೆಯನ್ನು ಅಳವಡಿಸಿಕೊಂಡ ತಕ್ಷಣ ಅವನು ತನ್ನ ಪ್ರಕೃತಿಯೆಂಬ ಆಗಸದಿಂದ ಹಠಾತ್ತನೆ ಬಿದ್ದು ಬಿಡುತ್ತಾನೆ. ಅನಂತರ ಅವನು ಖಂಡಿತವಾಗಿ ಈ ಕೆಳಗಿನ ಎರಡು ಪರಿಸ್ಥಿತಿಯಲ್ಲೊಂದನ್ನು ಎದುರಿಸುತ್ತಾನೆ. ಒಂದೋ ಪಿಶಾಚಿಗಳು ಮತ್ತು ಪಥಭ್ರಷ್ಟಗೊಳಿಸುವ ಮಾನವರು ಅವನ ಮೇಲೆ ಮುಗಿ ಬೀಳುತ್ತಾರೆ. ಪ್ರತಿಯೊಬ್ಬರೂ ಅವನನ್ನು ಕುಕ್ಕಿ ಕೊಂಡೊಯ್ಯಲು ಪ್ರಯತ್ನಿಸುತ್ತಾರೆ. ಇಲ್ಲವೇ ಅವನ ಸ್ವೇಚ್ಛೆ, ಭಾವನೆಗಳು ಮತ್ತು ಕಲ್ಪನೆಗಳು ಅವನನ್ನು ಯಾವ್ಯಾವುದೋ ಭ್ರಾಮಕ ಜಗತ್ತಿಗೆ ಕೊಂಡೊಯ್ಯು ಕೊನೆಗೆ ಯಾವುದಾದರೊಂದು ಕಂದರದಲ್ಲಿ ಎಸೆದು ಬಿಡುತ್ತವೆ.
6. ಅರ್ಥಾತ್- ಈ ಗೌರವ ಹೃದಯದಲ್ಲಿರುವ ದೇವಭಯದ ಪರಿಣಾಮವಾಗಿದೆ. ಅವನ ಮನಸ್ಸಿನಲ್ಲಿ ಕಿಂಚಿತ್ತಾದರೂ ದೇವಭಯ ಇದೆ

33. ನಿಮಗೆ ಒಂದು ನಿಶ್ಚಿತ ಕಾಲದ ವರೆಗೆ (ಬಲಿ ಮೃಗಗಳಿಂದ) ಪ್ರಯೋಜನ ಪಡೆಯುವ ಹಕ್ಕಿದೆ.⁷ ಅನಂತರ ಅವುಗಳನ್ನು ಬಲಿದಾನ ಮಾಡುವ ಸ್ಥಾನವು ಅದೇ ಪುರಾತನ ಭವನದ ಸಮೀಪವಿದೆ.

لَكُمْ فِيهَا مَنَافِعُ إِلَىٰ أَجَلٍ مُّسَيَّئٍ ثُمَّ
مَجْلُهَا إِلَىٰ الْبَيْتِ الْعَتِيقِ ﴿٧﴾

34. ನಾವು ಪ್ರತಿಯೊಂದು ಸಮುದಾಯಕ್ಕೆ ಬಲಿದಾನದ ಒಂದು ಕಾಯಿದೆಯನ್ನು ನಿಶ್ಚಯಿಸಿ ಕೊಟ್ಟಿದ್ದೇವೆ. ಇದು, (ಆ ಸಮುದಾಯದ) ಜನರು ತಮಗೆ ಅಲ್ಲಾಹನು ದಯಪಾಲಿಸಿರುವ ಪ್ರಾಣಿಗಳ ಮೇಲೆ ಅಲ್ಲಾಹನ ನಾಮವನ್ನು ಉಚ್ಚರಿಸಲೆಂದು.⁸ (ಈ ವಿವಿಧ ಕ್ರಮಗಳಲ್ಲಿರುವ ಉದ್ದೇಶವು ಒಂದೇ). ನಿಮ್ಮ ದೇವನಂತು ಏಕಮಾತ್ರ ದೇವನು. ಆದುದರಿಂದ ನೀವು ಅವನ ಆಜ್ಞಾಪಾಲಕ ರಾಗಿರಬೇಡಿ. ಪೈಗಂಬರರೇ, ವಿನಯಶೀಲರಿಗೆ ಶುಭವಾರ್ತೆ ನೀಡಿರಿ.

وَ لِكُلِّ أُمَّةٍ جَعَلْنَا مَنْسَكًا لِّيَذْكُرُوا
اسْمَ اللَّهِ عَلَىٰ مَا رَزَقَهُم مِّنْ بَيْسَتِهِ
الْآنَاكِطِ قَالَهُمْ إِلَهُؤُنَا وَ أَحَدٌ فَ لَكَ
أَسْلَمُوا ط وَ بَشِّرِ الْمُخْتَلِفِينَ ﴿٨﴾

35. ಅಲ್ಲಾಹನ ಪ್ರಸ್ತಾವವನ್ನು ಕೇಳಿದೊಡನೆ ಅವರ ಹೃದಯಗಳು ಕಂಪಿಸತೊಡಗುತ್ತವೆ. ಅವರ ಮೇಲೆ ಯಾವ ಸಂಕಷ್ಟಗಳು ಬಂದರೂ ತಾಳ್ಮೆ ವಹಿಸುತ್ತಾರೆ, ನಮಾಝನ್ನು ಸಂಸ್ಥಾಪಿಸುತ್ತಾರೆ ಮತ್ತು ನಾವು ಅವರಿಗೆ ನೀಡಿದ ಜೀವನಾಧಾರದಿಂದ ವ್ಯಯಿಸುತ್ತಾರೆ.

الَّذِينَ إِذَا ذُكِرَ اللَّهُ وَجِلَّت قُلُوبُهُمْ
وَ الضَّالِّينَ عَلَىٰ مَا آصَابَهُم وَ الْبُقِي
الصَّلَاةِ وَ مِمَّا رَزَقَهُمْ يُنْفِقُونَ ﴿٩﴾

36. ನಾವು (ಬಲಿದಾನದ) ಒಂಟೆಗಳನ್ನು ನಿಮಗಾಗಿ ಅಲ್ಲಾಹನ ಲಾಂಛನಗಳಾಗಿ ಮಾಡಿದ್ದೇವೆ. ನಿಮಗೆ ಅವುಗಳಲ್ಲಿ ಒಳಿತಿದೆ, ಆದುದರಿಂದ ಅವುಗಳನ್ನು ನಿಲ್ಲಿಸಿ ಅವುಗಳ ಮೇಲೆ ಅಲ್ಲಾಹನ ನಾಮವನ್ನು ಉಚ್ಚರಿಸಿರಿ⁹ ಮತ್ತು (ಬಲಿಯರ್ಪಿಸಿದ ಬಳಿಕ)

وَ الْبُدْنَ جَعَلْنَا لَكُمْ مِنْ شَعَائِرِ اللَّهِ
لَكُمْ فِيهَا خَيْرٌ ﴿٩﴾ فَادْكُرُوا اسْمَ اللَّهِ
عَلَيْهَا صَوَاتٍ ﴿٩﴾ فَادَّأَوْجَبَتْ جُنُوبُهَا

ಎಂಬುದನ್ನು ಅದು ಸೂಚಿಸುತ್ತದೆ. ಅನ್ಯಥಾ ಅವನು ದೇವನ ಲಾಂಛನಗಳನ್ನು ಗೌರವಿಸಲು ಸಾಧ್ಯವಿರಲಿಲ್ಲ.

7. ಮೊದಲನೆಯ ಸೂಕ್ತದಲ್ಲಿ ಅಲ್ಲಾಹನ ಲಾಂಛನಗಳನ್ನು ಗೌರವಿಸುವ ಆದೇಶ ನೀಡಿದ ಬಳಿಕ ತಪ್ಪುಕಲ್ಪನೆಯೊಂದನ್ನು ನೀಗಿಸಲಿಕ್ಕಾಗಿ ಈ ಮಾತು ಹೇಳಲಾಗಿದೆ. ಅಲ್ಲಾಹನ ಲಾಂಛನಗಳಲ್ಲಿ ಬಲಿಯರ್ಪಿಸಲಿಕ್ಕಾಗಿ ಇರುವ ಜಾನುವಾರುಗಳೂ ಸೇರಿವೆ. ಅವುಗಳನ್ನು ಅಲ್ಲಾಹನ ಭವನದತ್ತ ಕೊಂಡೊಯ್ಯುವಾಗ ಅವುಗಳ ಮೇಲೆ ಸವಾರಿ ನಡೆಸಬಾರದು, ಸಾಮಾನು ಹೊರಿಸ ಬಾರದು, ಹಾಲು ಕರೆಯಬಾರದು ಎಂದು ಅರಬರು ಭಾವಿಸಿದ್ದರು. ಆದ್ದರಿಂದ ಆ ತಪ್ಪುಕಲ್ಪನೆಯನ್ನು ನೀಗಿಸಲಿಕ್ಕಾಗಿ ಅವುಗಳಿಂದ ಅಗತ್ಯಬಿದ್ದರೆ ಪ್ರಯೋಜನ ಪಡೆಯಬಹುದು ಎಂದು ಹೇಳಲಾಗುತ್ತಿದೆ.
8. ಈ ಸೂಕ್ತದಿಂದ ಎರಡು ವಿಷಯಗಳು ತಿಳಿದು ಬರುತ್ತವೆ. ಮೊದಲನೆಯದಾಗಿ ಪ್ರಾಣಿಬಲಿ ಎಲ್ಲಾ ದಿವ್ಯ ಶರೀಅತ್‌ನ ಆರಾಧನಾ ಪದ್ಧತಿಯ ಭಾಗವಾಗಿತ್ತು. ಎರಡನೆಯದಾಗಿ ಅಲ್ಲಾಹನ ಹೆಸರಲ್ಲಿ ಮಾಡಲಾಗುವ ಪ್ರಾಣಿ ಬಲಿ ಎಲ್ಲಾ ಶರೀಅತ್‌ಗಳಲ್ಲಿ ಸಮಾನ ರೂಪದಲ್ಲಿತ್ತು. ಇನ್ನು ಅದರ ಸಂದರ್ಭ, ಸಮಯ ಮತ್ತಿತರ ವಿವರಗಳ ಬಗ್ಗೆ ವಿವಿಧ ಕಾಲದ ಶರೀಅತ್‌ನಲ್ಲಿ ವಿಭಿನ್ನ ಆದೇಶಗಳಿದ್ದುವು.
9. ಅವುಗಳ ಮೇಲೆ ಅಲ್ಲಾಹನ ನಾಮವನ್ನು ಉಚ್ಚರಿಸುವುದೆಂದರೆ ಅವುಗಳನ್ನು ದಿಬ್ಬೆ ಮಾಡುವಾಗ ಅಲ್ಲಾಹನ ಹೆಸರನ್ನು ಹೇಳುವುದಾಗಿದೆ. ಒಂಟೆಯನ್ನು ಮೊದಲು ನಿಲ್ಲಿಸಿ ಅದರ ಕೊರಳಿಗೆ ಭರ್ಜಿಯಿಂದ ತಿವಿಯಲಾಗುತ್ತದೆ. ಇದನ್ನು 'ನಹ್ರ್' ಮಾಡುವುದು ಎನ್ನುತ್ತಾರೆ.

<p>ಅವುಗಳ ಬೆನ್ನುಗಳು ನೆಲಕ್ಕೆ ತಾಗಿದ ಮೇಲೆ¹⁰ ಅವುಗಳಿಂದ ಸ್ವತಃ ತಿನ್ನಿರಿ ಹಾಗೂ(ಇದ್ದುದರಲ್ಲಿ) ಸಂತ್ಯಾಪ್ತಿ ಪಡುವವರಿಗೂ ಅಪೇಕ್ಷೆ ಪ್ರಕಟಿಸುವವರಿಗೂ ತಿನ್ನಿಸಿರಿ. ನೀವು ಕೃತಜ್ಞರಾಗಲಿಕ್ಕಾಗಿ ನಾವು ಈ ರೀತಿಯಲ್ಲಿ ನಿಮಗಾಗಿ ಆ ಪ್ರಾಣಿಗಳನ್ನು ನಿಯಂತ್ರಿಸಿ ಕೊಟ್ಟಿದ್ದೇವೆ.</p>	<p>فَكُلُوا مِنْهَا وَأَطِعُوا الْقَائِرَةَ وَالْمُعْتَصِرَ كَذَلِكَ سَخَّرْنَاهَا لَكُمْ لَعَلَّكُمْ تَشْكُرُونَ ﴿٥٦﴾</p>
<p>37. ಅವುಗಳ ಮಾಂಸವಾಗಲಿ, ರಕ್ತವಾಗಲಿ ಅಲ್ಲಾಹನಿಗೆ ತಲವು ವುದಿಲ್ಲ. ಆದರೆ ಅವನಿಗೆ ನಿಮ್ಮ 'ಧರ್ಮನಿಷ್ಠೆ' ತಲವುತ್ಪದೆ. ಅವನು ನಿಮಗೆ ಸನ್ಮಾರ್ಗವನ್ನು ದಯಪಾಲಿಸಿದ್ದಕ್ಕಾಗಿ ನೀವು ಅವನ ಮಹಾನತೆಯನ್ನು ಕೊಂಡಾಡಬೇಕೆಂದು ಅವನು ಅವುಗಳನ್ನು ನಿಮಗಾಗಿ ಹೀಗೆ ನಿಯಂತ್ರಿಸಿಕೊಟ್ಟಿರುತ್ತಾನೆ¹¹ ಮತ್ತು ಪೈಗಂಬರರೇ, ಸಜ್ಜನರಿಗೆ ಸುವಾರ್ತೆ ನೀಡಿರಿ.</p>	<p>كُنْ يَتَّالِ اللَّهُ لِحُومِهَا وَلَا دِمَائِهَا وَلَكِنْ يَتَّالِ التَّقْوَى مِنْكُمْ كَذَلِكَ سَخَّرَهَا لَكُمْ لِتُكَبِّرُوا اللَّهَ عَلَى مَا هَدَاكُمْ وَبَشِّرِ الْمُحْسِنِينَ ﴿٥٧﴾</p>
<p>38. ನಿಶ್ಚಯವಾಗಿಯೂ ಅಲ್ಲಾಹನು ಸತ್ಯವಿಶ್ವಾಸಿಗಳ ಪರವಾಗಿ ರಕ್ಷಣೆ ಮಾಡುತ್ತಾನೆ. ಖಂಡಿತವಾಗಿಯೂ ಅಲ್ಲಾಹನು ಯಾವುದೇ ವಿಶ್ವಾಸ ಘಾತುಕ ಕೃತಘ್ನನನ್ನು ಮೆಚ್ಚುವುದಿಲ್ಲ.</p>	<p>إِنَّ اللَّهَ يُدْفِعُ عَنِ الْأَعْمَانِ اللَّهُ لَا يُحِبُّ كُلَّ خَوَّانٍ كَفُورٍ ﴿٥٨﴾</p>
<p>39. ಯಾರ ವಿರುದ್ಧ ಯುದ್ಧ ನಡೆಸಲಾಗುತ್ತಿದೆಯೋ ಅವರಿಗೆ ಅನುಮತಿ ನೀಡಲಾಗಿದೆ. ಏಕೆಂದರೆ ಅವರು ಮರ್ದಿಂಗಳು.¹² ಮತ್ತು ನಿಶ್ಚಯವಾಗಿಯೂ ಅಲ್ಲಾಹನು ಅವರಿಗೆ ಸಹಾಯ ಮಾಡಲು ಸಮರ್ಥನು.</p>	<p>أَذِنَ لِلَّذِينَ يُقْتَلُونَ بِأَنَّهُمْ ظَلَمُوا وَإِنَّ اللَّهَ عَلَىٰ تَصْرِهِمْ لَقَدِيرٌ ﴿٥٩﴾</p>
<p>40. ಇವರು, "ನಮ್ಮ ಪ್ರಭು ಅಲ್ಲಾಹ್" ಎಂದಿಷ್ಟೇ ಹೇಳಿದ</p>	<p>الَّذِينَ أَخْرَجُوا مِنْ دِيَارِهِمْ بَغَيْرِ</p>
<p>10. ಬೆನ್ನು ನೆಲಕ್ಕೆ ತಾಗುವುದೆಂದರೆ ಅವು ಭೂಮಿಗೆ ಬಿದ್ದು ಬಿಡುವುದು ಎಂದು ಮಾತ್ರವಲ್ಲ, ಬದಲಾಗಿ ಬಿದ್ದು ಸ್ವಲ್ಪವಾಗಿ ಬಿಡುವುದು, ಹೊರಳಾಟ ನಿಂತು ಪ್ರಾಣ ಸಂಪೂರ್ಣ ಹೋಗಿ ಬಿಡುವುದು.</p> <p>11. ಅರ್ಥಾತ್- ಅವನ ಮಹಾನತೆ ಮತ್ತು ಶ್ರೇಷ್ಠತೆಯನ್ನು ಮನಃಪೂರ್ವಕ ಒಪ್ಪಿಕೊಳ್ಳಿರಿ. ನಿಮ್ಮ ವರ್ತನೆಯ ಮೂಲಕ ಅದನ್ನು ಬಹಿರಂಗಪಡಿಸಿರಿ. ಇದು ಪ್ರಾಣಿ ಬಲಿಯ ಆದೇಶದ ಉದ್ದೇಶ ಮತ್ತು ಔಚಿತ್ಯದ ಕಡೆಗಿರುವ ಸೂಚನೆ. ಪ್ರಾಣಿಗಳನ್ನು ನಿಯಂತ್ರಣಕ್ಕೆ ಕೊಡಲಾದ ಬಗ್ಗೆ ಕೃತಜ್ಞತೆ ಪ್ರಕಟಿಸುವುದು ಮಾತ್ರ ಪ್ರಾಣಿಬಲಿಯ ಉದ್ದೇಶವಲ್ಲ. ಈ ಪ್ರಾಣಿಗಳು ಯಾರಿಗೆ ಸೇರಿವೆಯೋ ಮತ್ತು ಯಾರು ಅದನ್ನು ನಮ್ಮ ನಿಯಂತ್ರಣಕ್ಕೆ ಕೊಟ್ಟಿದ್ದಾನೋ ಅವನ ಒಡತನದ ಹಕ್ಕುಗಳನ್ನು ಮನಸಾರಿಯೂ ಕ್ರಿಯಾತ್ಮಕವಾಗಿಯೂ ಸಮ್ಮತಿಸುವುದು ಹಾಗೂ ಈ ಸೊತ್ತುಗಳೆಲ್ಲವೂ ನಮಗೆ ಸೇರಿದ್ದೆಂಬ ಭ್ರಮೆಗೆ ಎಂದೂ ಈಡಾಗದಿರುವುದು ಕೂಡ ಪ್ರಾಣಿಬಲಿಯ ಆದೇಶದ ಉದ್ದೇಶವಾಗಿದೆ.</p> <p>12. ಇದು ಅಲ್ಲಾಹನ ಮಾರ್ಗದಲ್ಲಿ ಹೋರಾಟ ನಡೆಸುವ ಕುರಿತು ಅವತೀರ್ಣಗೊಂಡ ಚೊಚ್ಚಲ ಸೂಕ್ತ. ಈ ಸೂಕ್ತದಲ್ಲಿ ಅನುಮತಿ ಮಾತ್ರ ನೀಡಲಾಗಿತ್ತು. ಅನಂತರ ಅಲ್ ಬಕರಃ ಅಧ್ಯಾಯದ ಸೂಕ್ತ 190ರಿಂದ 193, 216 ಮತ್ತು 224 ಅವತೀರ್ಣಗೊಂಡವು. ಅವುಗಳಲ್ಲಿ ಯುದ್ಧದ ಆದೇಶ ಕೊಡಲಾಯಿತು. ಈ ಆದೇಶಗಳ ನಡುವೆ ಕೇವಲ ಕೆಲವು ತಿಂಗಳುಗಳ ಅಂತರವಿದೆ. ನಮ್ಮ ಸಂಶೋಧನೆಯ ಪ್ರಕಾರ ಹಿಜರಿಶಕೆ ಒಂದರ ದುಲ್‌ಹಜ್ಜೆ ತಿಂಗಳಲ್ಲಿ 'ಅನುಮತಿಯ ಸೂಕ್ತ ಅವತೀರ್ಣಗೊಂಡಿತು. ಯುದ್ಧದ ಆದೇಶ ಬದ್ರು ಯುದ್ಧಕ್ಕೆ ಸ್ವಲ್ಪ ಮೊದಲು ಹಿಜರಿ ಶಕೆ ಎರಡರ ರಜಬ್ ಅಥವಾ ಶಅಬಾನ್ ತಿಂಗಳಲ್ಲಿ ಅವತೀರ್ಣಗೊಂಡಿತು.</p>	

<p>ತಪ್ಪಿಗಾಗಿ ತಮ್ಮ ಮನೆಗಳಿಂದ ಅನ್ಯಾಯವಾಗಿ ಹೊರ ಹಾಕಲ್ಪಟ್ಟವರು. ಅಲ್ಲಾಹನು ಜನರಲ್ಲಿ ಕೆಲವರನ್ನು ಬೇರೆ ಕೆಲವರ ಮೂಲಕ ನೀಗಿಸದಿರುತ್ತಿದ್ದರೆ ಅಲ್ಲಾಹನ ನಾಮವನ್ನು ಅತಿ ಹೆಚ್ಚಾಗಿ ಸ್ಮರಿಸಲಾಗುತ್ತಿರುವ ಆಶ್ರಮಗಳೂ ಇಗರ್ಜಿಗಳೂ ಯಹೂದಿಯರ ಆರಾಧನಾಲಯಗಳೂ ಮಸೀದಿಗಳೂ ಧ್ವಂಸಗೊಳ್ಳುತ್ತಿದ್ದುವು. ಯಾರು ಅಲ್ಲಾಹನಿಗೆ ಸಹಾಯ ಮಾಡುವರೋ ಅವರಿಗೆ ಅವನು ಖಂಡಿತ ಸಹಾಯ ಮಾಡುವನು.¹³ ಅಲ್ಲಾಹನು ಮಹಾ ಶಕ್ತಿವಂತನೂ ಪ್ರಬಲನೂ ಆಗಿರುತ್ತಾನೆ.</p>	<p>حَقِّ الْإِلَٰهَ أَنْ يَفْقُولُوا رَبَّنَا اللَّهُ وَكَو لَا دَعَمُ اللَّهُ النَّاسَ بَعْضُهُمْ بِبَعْضٍ لَهُدًى مَتَّ صَوَامِعُ وَيَبِيعُ وَصَلَوَاتُ وَ مَسْجِدُ يُذَكَّرُ فِيهَا اسْمُ اللَّهِ كَثِيرًا وَكَيْتَصُرَنَّ اللَّهُ مَنْ يَنْصُرُهُ إِنَّ اللَّهَ لَقَوِيٌّ عَزِيزٌ ④</p>
<p>41. (ಇವರು ಎಂಥವರೆಂದರೆ) ನಾವು ಇವರಿಗೆ ಭೂಮಿಯಲ್ಲಿ ಅಧಿಕಾರ ಪ್ರದಾನ ಮಾಡಿದರೆ ಇವರು ನಮಾಝ್ ಸಂಸ್ಥಾಪಿಸುವರು, ಝಕಾತ್ ಕೊಡುವರು, ಒಳಿತಿನ ಆಜ್ಞೆ ಕೊಡುವರು ಮತ್ತು ಕೆಡುಕಿನಿಂದ ತಡೆಯುವರು ಮತ್ತು ಸಕಲ ವ್ಯವಹಾರಗಳ ಅಂತಿಮ ಪರಿಣಾಮವು ಅಲ್ಲಾಹನ ಕೈಯಲ್ಲಿದೆ.</p>	<p>الَّذِينَ إِنْ مَكَّنَّاهُمْ فِي الْأَرْضِ أَقَامُوا الصَّلَاةَ وَآتَوُا الزَّكَاةَ وَأَمَرُوا بِالْمَعْرُوفِ وَنَهَوْا عَنِ الْمُنْكَرِ وَاللَّهُ عَاقِبَةُ الْأُمُورِ ④</p>
<p>42-43 ಪೈಗಂಬರರೇ, ಅವರು (ಸತ್ಯನಿಷೇಧಿಗಳು) ನಿಮ್ಮನ್ನು ಸುಳ್ಳಾಗಿ ಸುತ್ತಿದ್ದರೆ ಅವರಿಗಿಂತ ಮುಂಚೆ ನೂಹರ ಜನಾಂಗ, ಆದ್, ಸಮೂದ್, ಇಬ್‌ರಾಹೀಮರ ಜನಾಂಗ, ಲೂತರ ಜನಾಂಗ-</p>	<p>وَإِنْ يُكْفِرُوا بِكَ فَقَدْ كَذَّبَتْ قَبْلَهُمْ قَوْمُ نُوحٍ وَعَادٌ وَشُعُوبٌ ④ وَ قَوْمُ إِبْرَاهِيمَ وَ قَوْمُ لُوطٍ ④</p>
<p>44. ಮತ್ತು ಮದೆಯನಿನವರು ಸಹ ಸುಳ್ಳಾಗಿಸಿದ್ದಾರೆ ಮತ್ತು ಮೂಸಾ ಸಹ ಸುಳ್ಳಾಗಿಸಲ್ಪಟ್ಟಿದ್ದಾರೆ. ನಾನು ಈ ಎಲ್ಲ ಸತ್ಯನಿಷೇಧಿಗಳಿಗೆ ಮೊದಲು ಕಾಲಾವಕಾಶ ನೀಡಿದನು, ಅನಂತರ ಹಿಡಿದು ಬಿಟ್ಟೆನು. ನನ್ನ ಶಿಕ್ಷೆ ಹೇಗಿತ್ತೆಂಬುದನ್ನು ನೋಡಿಕೊಳ್ಳಿರಿ.</p>	<p>وَ أَصْحَابُ مَدْيَنَ وَ كَذَّبَ مُوسَى فَأَمَلَيْتُ لِلْكَافِرِينَ ثُمَّ أَخَذْتُهُمْ فَكَيْفَ كَانَ نَكِيرِ ④</p>
<p>45. ಎಷ್ಟೋ ಅಪರಾಧಿ ನಾಡುಗಳನ್ನು ನಾವು ನಾಶಗೊಳಿಸಿದೆವು. ಇಂದು ಅವುಗಳು ಬುಡಮೇಲಾಗಿ ಬಿದ್ದಿವೆ. ಎಷ್ಟೋ ಬಾವಿಗಳು ಪಾಳುಬಿದ್ದಿವೆ. ಎಷ್ಟೋ ಅರಮನೆಗಳು ಭಗ್ನಾವಶೇಷಗಳಾಗಿ ಹೋಗಿವೆ.</p>	<p>فَكَأَيُّنَ مِنْ قَرْيَةٍ أَهْلَكْنَاهَا وَهِيَ ظَالِمَةٌ فَهِيَ خَاوِيَةٌ عَلَى عُرُوشِهَا وَ بَيْتٌ مُعْتَمَلٌ وَ قَصْرٌ مُمَشِيدٌ ④</p>
<p>46. ಇವರ ಹೃದಯಗಳು ಗ್ರಹಿಸುವಂತಾಗಲು ಅಥವಾ ಇವರ ಕಿವಿಗಳು ಆಲಿಸುವಂತಾಗಲು ಇವರು ಭೂಮಿಯಲ್ಲಿ ಸಂಚರಿಸ</p>	<p>أَفَلَمْ يَسِيرُوا فِي الْأَرْضِ فَتَكُونُ لَهُمْ قُلُوبٌ يَعْقِلُونَ بِهَا أَوْ آذَانٌ</p>
<p>13. ಈ ವಿಷಯ ಪವಿತ್ರ ಕುರ್‌ಆನಿನಲ್ಲಿ ಅನೇಕ ಕಡೆ ಪ್ರಸ್ತಾವಿಸಲ್ಪಟ್ಟಿದೆ. ದೇವನ ಸೃಷ್ಟಿಗಳನ್ನು ಏಕದೇವತ್ವದ ಕಡೆಗೆ ಕರೆಯುವ, ಸತ್ಯಧರ್ಮದ ಸಂಸ್ಥಾಪನೆ ಮಾಡುವ ಮತ್ತು ಕೆಡುಕಿನ ಜಾಗದಲ್ಲಿ ಒಳಿತನ್ನು ಪ್ರಚಾರ ಪಡಿಸಲು ಶ್ರಮಿಸುವವರನ್ನು ಇಲ್ಲಿ ಅಲ್ಲಾಹನ ಸಹಾಯಕರು ಎಂದು ಕರೆಯಲಾಗಿದೆ. ಏಕೆಂದರೆ ಅದು ಅಲ್ಲಾಹನ ಕೆಲಸವಾಗಿದೆ. ಅದನ್ನು ನೆರವೇರಿಸಲು ಅವರು ಸಹಾಯ ಮಾಡುತ್ತಾರೆ.</p>	

ಲಿಲ್ಲವೇ? ವಾಸ್ತವದಲ್ಲಿ ಕಣ್ಣುಗಳು ಕುರುಡಾಗುವುದಿಲ್ಲ, ಆದರೆ ಎದೆಗಳೊಳಗಿರುವ ಹೃದಯಗಳು ಕುರುಡಾಗಿ ಬಿಡುತ್ತವೆ.

47. ಇವರು ಯಾತನೆಗಾಗಿ ತವಕ ಪಡುತ್ತಾರೆ. ಅಲ್ಲಾಹನು ಎಂದೆಂದಿಗೂ ತನ್ನ ವಾಗ್ದಾನವನ್ನು ಉಲ್ಲಂಘಿಸಲಾರ. ಆದರೆ ನಿನ್ನ ಪ್ರಭುವಿನ ಬಳಿಯ ಒಂದು ದಿವಸವು ನಿಮ್ಮ ಗಣನೆಯ ಸಾವಿರ ವರ್ಷಗಳಿಗೆ ಸಮಾನವಾಗಿದೆ.¹⁴

48. ಅಕ್ರಮಿಗಳಾಗಿದ್ದ ಅವೆಷ್ಟೋ ನಾಡುಗಳಿದ್ದುವು. ನಾನು ಅವುಗಳಿಗೆ ಮೊದಲು ಕಾಲಾವಕಾಶ ನೀಡಿದನು, ಅನಂತರ ಹಿಡಿದುಬಿಟ್ಟೆನು ಮತ್ತು ಎಲ್ಲರೂ ಮರಳಿ ಬರಬೇಕಾದುದು ನನ್ನ ಕಡೆಗೇ ಆಗಿದೆ.

49. ಪೈಗಂಬರರೇ ಹೇಳಿರಿ - "ಜನರೇ, ನಾನಂತು ನಿಮಗೆ (ಆಪತ್ಕಾಲ ಬರುವುದಕ್ಕೆ ಮುಂಚೆ) ಸುಸ್ಪಷ್ಟ, ಎಚ್ಚರಿಕೆ ಕೊಡುವ ಓರ್ವ ವ್ಯಕ್ತಿ ಮಾತ್ರವಾಗಿರುತ್ತೇನೆ.

50. ಇನ್ನು ಸತ್ಯವಿಶ್ವಾಸವಿರಿಸುವವರಿಗೆ ಮತ್ತು ಸತ್ಯಮರ್ಪೆಸಗುವವರಿಗೆ ಕ್ಷಮೆಯೂ ಗೌರವಪೂರ್ಣ ಜೀವನಾಧಾರವೂ ಇವೆ.

51. ಮತ್ತು ನಮ್ಮ ವಚನಗಳನ್ನು ಕೀಳಾಗಿ ಸಲು ಪ್ರಯತ್ನಿಸುವವರು ನರಕಾಗ್ನಿಯವರಾಗಿದ್ದಾರೆ."

52. ಪೈಗಂಬರರೇ, ನಾವು ನಿಮಗಿಂತ ಮುಂಚೆ ಯಾವ ಸಂದೇಶವಾಹಕ ಅಥವಾ ಪ್ರವಾದಿಯವರನ್ನು ಕಳುಹಿಸಿದ್ದೆವೋ ಅವರು ಇಚ್ಛಿಸಿದಾಗ ಅವರ ಸದಿಚ್ಛೆಯಲ್ಲಿ ಶೈತಾನನು ತಡೆಯನ್ನು ಉಂಟುಮಾಡದೆ ಇರಲಿಲ್ಲ. ಹೀಗೆ ಶೈತಾನನು ಉಂಟು ಮಾಡುವ ಪ್ರತಿಯೊಂದು ತಡೆಯನ್ನು ಅಲ್ಲಾಹನು ಅಳಿಸಿ ಬಿಡುತ್ತಾನೆ ಮತ್ತು ತನ್ನ ವಚನಗಳನ್ನು ಸುದೃಢಗೊಳಿಸಿ ಬಿಡುತ್ತಾನೆ. ಅಲ್ಲಾಹನು ಸರ್ವಜ್ಞನೂ ಯುಕ್ತಿಪೂರ್ಣನೂ ಆಗಿರುತ್ತಾನೆ.

يَسْمَعُونَ بِهَا فَأَنبَأَهَا لَأَعْيَى الْإِبْصَارِ
وَلَكِنْ تَعَى الْقُلُوبُ الَّتِي فِي الصُّدُورِ ﴿٤٧﴾

وَيَسْتَعِجِلُونَكَ بِالْعَدَابِ وَلَنْ يُخْلِفَ
اللَّهُ وَعْدَهُ وَإِنَّ يَوْمًا عِنْدَ رَبِّكَ
كَأَلْفِ سَنَةٍ مِّمَّا تَعُدُّونَ ﴿٤٨﴾

وَكَأَيِّنْ مِنْ قَرْيَةٍ أَمَلَيْتُ لَهَا وَهِيَ
كَالْبَيْتِ ثُمَّ أَخَذْتُهَا وَاتَى الْمَصِيرُ ﴿٤٩﴾

قُلْ يَا أَيُّهَا النَّاسُ إِنَّمَا أَنَا كُرْمٌ
نَذِيرٌ مُبِينٌ ﴿٥٠﴾

فَالَّذِينَ آمَنُوا وَعَمِلُوا الصَّالِحَاتِ
لَهُمْ مَغْفِرَةٌ وَأَجْرٌ كَرِيمٌ ﴿٥١﴾

وَالَّذِينَ سَعَوْا فِي آيَاتِنَا مُعْجِزِينَ
أُولَئِكَ أَصْحَابُ الْجَحِيمِ ﴿٥٢﴾

وَمَا أَرْسَلْنَا مِنْ قَبْلِكَ مِنْ رَسُولٍ
وَلَا نَبِيٍّ إِلَّا إِذَا تَمَنَّيَ الشَّيْطَانُ
فِي أُمْنِيَّتِهِ فَيَنسَخُ اللَّهُ مَا يُلْقِي
الشَّيْطَانُ ثُمَّ يُحْكُمُ اللَّهُ إِلَيْهِ وَ
اللَّهُ عَلِيمٌ حَكِيمٌ ﴿٥٣﴾

14. ಅರ್ಥಾತ್- ಮಾನವ ಇತಿಹಾಸದಲ್ಲಿ ದೇವನ ತೀರ್ಮಾನಗಳು ನಿಮ್ಮ ಘಳಿಗೆ ಮತ್ತು ಪಂಚಾಂಗವನ್ನು ಅನುಸರಿಸಿ ನಡೆಯುವುದಿಲ್ಲ. ಇಂದು ತಳೆಯಲಾದ ಸರಿಯೋ ತಪ್ಪೋ ಆದ ಒಂದು ಧೋರಣೆಯ ಫಲಿತಾಂಶ ನಾಳೆಯೇ ಪ್ರಕಟವಾಗಿ ಬಿಡುವುದಿಲ್ಲ. ಇಂತಿಂತಹ ಧೋರಣೆ ಕೈಗೊಂಡರೆ ಅದರ ಪರಿಣಾಮ ನಿಮ್ಮ ವಿನಾಶವಾಗುವುದು ಎಂದ ತಕ್ಷಣ, "ನಾವಂತೂ ಹತ್ತಿಪ್ಪತ್ತು ಅಥವಾ ಇಪ್ಪತ್ತೈದು ವರ್ಷಗಳಿಂದ ಇದೇ ಧೋರಣೆಯಲ್ಲಿದ್ದೇವೆ. ನಮಗೇನೂ ಕೇಡುಂಟಾಗಲಿಲ್ಲ" ಎಂದು ಸಮರ್ಥನೆ ಮಾಡುವ ಜನಾಂಗದ ನಿಲುವು ಮೂರ್ಖತನದಿಂದ ಕೂಡಿದ್ದಾಗಿದೆ. ಐತಿಹಾಸಿಕ ಪರಿಣಾಮ ಗೋಚರಿಸಲು ದಿನ, ತಿಂಗಳು ಮತ್ತು ವರ್ಷಗಳೇ ಏಕೆ ಶತಮಾನಗಳು ಕಳೆದರೂ ಆಶ್ಚರ್ಯವಿಲ್ಲ.

53. ಹೃದಯಗಳಿಗೆ (ಕಾಪಟ್ಟಿದ) ರೋಗ ತಗಲಿದವರಿಗೆ ಹಾಗೂ ಕಲುಷಿತ ಹೃದಯದವರಿಗೆ ಶೈತಾನನು ಉಂಟು ಮಾಡಿದ ಕೇಡನ್ನು ಪರೀಕ್ಷಾ ಸಾಧನವನ್ನಾಗಿ ಮಾಡಲಿಕ್ಕಾಗಿ (ಅಲ್ಲಾಹನು ಹೀಗೆ ಮಾಡಲು ಬಿಡುತ್ತಾನೆ.) ವಾಸ್ತವದಲ್ಲಿ ಈ ಅಕ್ರಮಿಗಳು ದ್ವೇಷದಲ್ಲಿ ಬಹುದೂರ ಹೋಗಿಬಿಟ್ಟಿದ್ದಾರೆ.

لِيَجْعَلَ مَا يُلْقِي الشَّيْطَانُ فِتْنَةً لِلَّذِينَ
فِي قُلُوبِهِمْ مَّرَضٌ وَالْقَاسِيَةِ قُلُوبُهُمْ
وَإِنَّ الظَّالِمِينَ لَفِي شِقَاقٍ بَعِيدٍ ﴿٥٣﴾

54. ಇದು ನಿನ್ನ ಪ್ರಭುವಿನ ಕಡೆಯಿಂದ ಬಂದಿರುವ ಸತ್ಯವೆಂದು ಜ್ಞಾನ ಸಂಪತ್ತು ಹೊಂದಿದವರು ಅರಿತು ಕೊಳ್ಳುವಂತಾಗಲು, ಅವರು ಇದರ ಮೇಲೆ ವಿಶ್ವಾಸವಿರಿಸುವಂತಾಗಲು ಮತ್ತು ಅವರ ಹೃದಯಗಳು ಇದರ ಮುಂದೆ ಬಾಗುವಂತಾಗಲು (ಅಲ್ಲಾಹನು ಹೀಗಾಗಲು ಬಿಡುತ್ತಾನೆ) ನಿಶ್ಚಯವಾಗಿಯೂ ಅಲ್ಲಾಹನು ವಿಶ್ವಾಸವಿರಿಸುವವರಿಗೆ ಸದಾ ಸನ್ಮಾರ್ಗವನ್ನು ತೋರಿಸುತ್ತಾನೆ.¹⁵

وَلِيَعْلَمَ الَّذِينَ أُوتُوا الْعِلْمَ أَنَّهُ
الْحَقُّ مِنْ رَبِّكَ فَيُؤْمِنُوا بِهِ فَتُخْبِتَ
لَهُ قُلُوبُهُمْ وَإِنَّ اللَّهَ لَهَادِ الَّذِينَ
آمَنُوا إِلَى صِرَاطٍ مُسْتَقِيمٍ ﴿٥٤﴾

55. ಸತ್ಯನಿಷೇಧಿಗಳ ಮೇಲೆ ಪುನರುತ್ಥಾನದ ಘಳಿಗೆ ಹಠಾತ್ತನೆ ಬರುವ ವರೆಗೂ ಇಲ್ಲವೇ ಒಂದು ಅಶುಭ ದಿನದ ಯಾತನೆ ಅವರ ಮೇಲೆ ಎರಗುವ ವರೆಗೂ ಅವರು ಇದರ ಬಗ್ಗೆ ಸಂದೇಹ ದಲ್ಲೇ ಬಿದ್ದುಕೊಂಡಿರುವರು.

وَلَا يَزَالِ الَّذِينَ كَفَرُوا فِي مَرِيَّةٍ
مِّنْهُ حَتَّى تَأْتِيَهُمُ السَّاعَةُ بَغْتَةً
أَوْ يَأْتِيَهُمْ عَذَابٌ يَوْمَ عَقَابِهِمْ ﴿٥٥﴾

56. ಅಂದು ಪ್ರಭುತ್ವ ಅಲ್ಲಾಹನದ್ದಾಗಿರುವುದು ಮತ್ತು ಅವನು ಇವರ ನಡುವೆ ತೀರ್ಮಾನ ಮಾಡಿ ಬಿಡುವನು. ಸತ್ಯವಿಶ್ವಾಸ ವಿರಿಸುವವರೂ ಸತ್ಕರ್ಮವೆಸಗುವವರೂ ಸರ್ವ ಸಂಪದ್ಧರಿತ ಸ್ವರ್ಗೋದ್ಯಾನಗಳಿಗೆ ಹೋಗುವರು.

أَلَمْ يَكُنْ يَوْمَئِذٍ لِّلَّذِينَ يَحْكُمُونَ بَيْنَهُمْ
قَالًا يَن آمَنُوا وَعَمِلُوا الصَّالِحَاتِ فِي
جَنَّاتِ النَّعِيمِ ﴿٥٦﴾

15. ಅರ್ಥಾತ್- ಪಿಶಾಚಿಯ ಪ್ರಲೋಭನೆಗಳನ್ನು ಅಲ್ಲಾಹನು ಪರೀಕ್ಷೆಯನ್ನಾಗಿಯೂ, ಅಸಲಿ ನಕಲಿಗಳನ್ನು ಬೇರ್ಪಡಿಸುವ ಸಾಧನವನ್ನಾಗಿಯೂ ಮಾಡಿದ್ದಾನೆ. ಆದರೆ ಕೆಟ್ಟ ಮನೋಭಾವದ ವ್ಯಕ್ತಿಗಳು ಅದರಿಂದ ತಪ್ಪಾದ ಫಲಿತಾಂಶಗಳನ್ನು ಪಡೆಯುತ್ತಾರೆ. ಅದು ಅವರ ಪಾಲಿಗೆ ಪಥಭ್ರಷ್ಟತೆಯ ಸಾಧನವಾಗಿ ಮಾರ್ಪಡುತ್ತದೆ. ಶುದ್ಧ ಮನಸ್ಸಿನ ಜನರಿಗೆ ಇವುಗಳು ಪ್ರವಾದಿಗಳು ಮತ್ತು ಅಲ್ಲಾಹನ ಸತ್ಯತೆಯ ಬಗ್ಗೆ ಭರವಸೆಯುಂಟು ಮಾಡುತ್ತವೆ. ಶೈತಾನನ ಪ್ರಲೋಭನೆಗಳನ್ನು ಅವರು ಸ್ಪಷ್ಟವಾಗಿ ಗುರುತಿಸುತ್ತಾರೆ. ಈ ಸಂದೇಶ ಖಂಡಿತವಾಗಿಯೂ ಸತ್ಯ ಮತ್ತು ಸನ್ಮಾರ್ಗದ ಸಂದೇಶವಾಗಿದೆ, ಅನ್ಯಥಾ ಪಿಶಾಚಿ ಇಷ್ಟು ಕಳವಳಕ್ಕೆ ಈಡಾಗುತ್ತಿರಲಿಲ್ಲ ಎಂಬ ಬಗ್ಗೆ ಅವರು ಸಂತೃಪ್ತರಾಗುತ್ತಾರೆ. ಪ್ರವಾದಿವರ್ಯರ(ಸ) ಸಂದೇಶ ಆಗ ಯಾವ ಘಟ್ಟದಲ್ಲಿತ್ತೋ ಅದನ್ನು ಕಂಡು ಕೇವಲ ಬಾಹ್ಯದೃಷ್ಟಿಯಿಂದ ನೋಡುವವರು ಅವರು ತಮ್ಮ ಉದ್ದೇಶದಲ್ಲಿ ಪರಾಜಿತರಾದರು ಎಂಬ ತಪ್ಪುಕಲ್ಪನೆಗೆ ಒಳಗಾಗಿದ್ದರು. ಅಲ್ಲಿ ಪ್ರತ್ಯಕ್ಷದರ್ಶಿಗಳಿಗೆ ಕಾಣುತ್ತಿದ್ದುದೇನೆಂದರೆ ಒಬ್ಬ ವ್ಯಕ್ತಿಯಿದ್ದಾನೆ, ಸಮಸ್ತ ಜನಾಂಗ ತನ್ನ ಮೇಲೆ ವಿಶ್ವಾಸವಿಡಬೇಕೆಂದು ಅವನು ತವಕಿಸುತ್ತಿದ್ದಾನೆ. ಕೊನೆಗೆ ಅವನು ಮಕ್ಕಾ ಬಿಟ್ಟು ವಲಸೆ ಹೋಗಬೇಕಾಯಿತು. ಹೀಗೆ ಮಕ್ಕಾದ ಸತ್ಯನಿಷೇಧಿಗಳು ಸಫಲರಾದರು. ಇಂತಹ ಸಂದರ್ಭದಲ್ಲಿ ನಾನು ಅಲ್ಲಾಹನ ಪ್ರವಾದಿ ಮತ್ತು ಅಲ್ಲಾಹನ ಬೆಂಬಲ ತನಗೆ ಸದಾ ಪ್ರಾಪ್ತವಿದೆ ಎಂಬ ಅವರ ಮಾತು ಹಾಗೂ ಪ್ರವಾದಿಯನ್ನು ಸುಳ್ಳಾಗಿಸುವ ಸಮುದಾಯದ ಮೇಲೆ ಅಲ್ಲಾಹನ ಯಾತನೆ ಎರಗುತ್ತದೆ ಎಂಬ ಕುರ್ಆನಿನ ಪ್ರಕಟಣೆಯನ್ನು ಕಂಡಾಗ ಅವರ ಮತ್ತು ಕುರ್ಆನಿನ ಸತ್ಯತೆಯ ಬಗ್ಗೆಯೇ ಅವರು ಸಂಶಯ ತಾಳುತ್ತಿದ್ದರು. ಪ್ರವಾದಿವರ್ಯರ(ಸ) ವಿರೋಧಿಗಳು, “ಎಲ್ಲಿ ಹೋಯಿತು ಅಲ್ಲಾಹನ ಸಹಾಯ, ಯಾತನೆ ಎರಗುವ ಬಗ್ಗೆನ ಎಚ್ಚರಿಕೆ ಏನಾಯಿತು, ನಮ್ಮನ್ನು ಎಚ್ಚರಿಸಲಾಗುತ್ತಿರುವಂತಹ ಆ ಯಾತನೆ ಈಗಲೇ ಏಕೆ ಎರಗುವುದಿಲ್ಲ” ಎಂದು ಅವರೊಡನೆ ಕೇಳುತ್ತಿದ್ದರು. ಅದರ ಉತ್ತರವನ್ನೇ ಈ ಸೂಕ್ತಗಳಲ್ಲಿ ನೀಡಲಾಗಿದೆ.

57. ಸತ್ಯವನ್ನು ನಿಷೇಧಿಸಿದವರಿಗೂ ನಮ್ಮ ವಚನಗಳನ್ನು ಸುಳ್ಳಾಗಿಸಿದವರಿಗೂ ಅಪಮಾನಕರ ಯಾತನೆ ಸಿಗುವುದು.

وَالَّذِينَ كَفَرُوا وَكَانُوا بِآيَاتِنَا
قَآءِلِكَ لَهُمْ عَذَابٌ مُّهِينٌ ﴿٥٧﴾

58. ಅಲ್ಲಾಹನ ಮಾರ್ಗದಲ್ಲಿ ವಲಸೆ ಹೋದವರು, ತರುವಾಯ ವಧಿಸಲ್ಪಟ್ಟವರು ಅಥವಾ ಮೃತರಾದವರು- ಇವರಿಗೆ ಅಲ್ಲಾಹನು ಶ್ರೇಷ್ಠ ಜೀವನಾಧಾರವನ್ನು ದಯಪಾಲಿಸುವನು. ನಿಶ್ಚಯವಾಗಿಯೂ ಅಲ್ಲಾಹನೇ ಅತ್ಯುತ್ತಮ ಜೀವನಾಧಾರ ದಯಪಾಲಿಸುವವನಾಗಿ ದ್ದಾನೆ.

وَالَّذِينَ هَاجَرُوا فِي سَبِيلِ اللَّهِ ثُمَّ
قُتِلُوا أَوْ مَاتُوا لَيُرْزُقْنَهُمُ اللَّهُ رِزْقًا
حَسَنًا وَإِنَّ اللَّهَ لَهُوَ خَيْرُ الرَّزُقِينَ ﴿٥٨﴾

59. ಅವರು ಪರಮ ಸಂತುಷ್ಟರಾಗುವಂತಹ ಸ್ಥಾನಕ್ಕೆ ಅವನು ಅವರನ್ನು ತಲುಪಿಸಿ ಬಿಡುವನು. ನಿಶ್ಚಯವಾಗಿಯೂ ಅಲ್ಲಾಹನು ಸರ್ವಜ್ಞನೂ ಸಹನಶೀಲನೂ ಆಗಿರುತ್ತಾನೆ.

لِيَدْخُلْنَهُمْ مُّدْخَلًا يَرْضَوْنَهُ وَإِنَّ
اللَّهَ لَعَلِيمٌ حَلِيمٌ ﴿٥٩﴾

60. ಇದು ಅವರ ಅಂತಿಮ ಪರಿಣಾಮವಾಯಿತು. ಒಬ್ಬನು ತನಗೆ ಮಾಡಿದಷ್ಟು ಮಾತ್ರ ಮಾಡಿ ಸೇಡು ತೀರಿಸಿದರೆ ಮತ್ತು ಅವನ ಮೇಲೆ ಅತಿರೇಕವೂ ನಡೆದಿದ್ದರೆ ಅಲ್ಲಾಹನು ಖಂಡಿತವಾಗಿಯೂ ಅವನಿಗೆ ಸಹಾಯ ಮಾಡುವನು. ಅಲ್ಲಾಹನು ಮನ್ನಿಸುವವನೂ ಕ್ಷಮಾಶೀಲನೂ ಆಗಿರುತ್ತಾನೆ.

ذَٰلِكَ وَمَنْ عَاقَبَ بِمِثْلِ مَا عُوقِبَ
بِهِ ثُمَّ بُغِيَ عَلَيْهِ لَيَنْصُرَنَّ اللَّهُ لَإِن
اللَّهُ لَعَفُوفٌ غَفُورٌ ﴿٦٠﴾

61. ಇದೇಕೆಂದರೆ ಇರುಳಿನಿಂದ ಹಗಲನ್ನೂ ಹಗಲಿನಿಂದ ಇರುಳನ್ನೂ ಹೊರತರುವವನು ಅಲ್ಲಾಹನೇ ಆಗಿರುತ್ತಾನೆ. ಅವನು ಸರ್ವ ಶ್ರುತನೂ ಸರ್ವವೀಕ್ಷಕನೂ ಆಗಿರುತ್ತಾನೆ.

ذَٰلِكَ بِأَنَّ اللَّهَ يُؤَلِّمُ الْبَيْتَ فِي النَّهَارِ
وَ يُؤَلِّمُ النَّهَارَ فِي الْبَيْتِ وَ آتَى اللَّهَ
سَمِيْعٌ بَصِيْرٌ ﴿٦١﴾

62. ಇದೇಕೆಂದರೆ ಅಲ್ಲಾಹನೇ ಪರಮ ಸತ್ಯ. ಅಲ್ಲಾಹನನ್ನು ಬಿಟ್ಟು ಇವರು ಪ್ರಾರ್ಥಿಸುವಂತಹವುಗಳೆಲ್ಲವೂ ಮಿಥ್ಯೆ. ಅಲ್ಲಾಹನೇ ಸರ್ವೋನ್ನತನೂ ಮಹಾನನೂ ಆಗಿರುತ್ತಾನೆ.

ذَٰلِكَ بِأَنَّ اللَّهَ هُوَ الْحَقُّ وَأَنَّ مَا
يَدْعُونَ مِنْ دُونِهِ هُوَ الْبَاطِلُ وَ
أَنَّ اللَّهَ هُوَ الْعَلِيُّ الْكَبِيْرُ ﴿٦٢﴾

63. ಅಲ್ಲಾಹ್ ಆಕಾಶದಿಂದ ನೀರು ಸುರಿಸುವುದನ್ನೂ ಅದರಿಂದಾಗಿ ಭೂಮಿಯು ಸಸ್ಯಶ್ಯಾಮಲವಾಗುವುದನ್ನೂ ನೀವು ನೋಡುತ್ತಿಲ್ಲವೇ? ವಾಸ್ತವದಲ್ಲಿ ಅವನು ಸೂಕ್ಷ್ಮಜ್ಞನೂ ವಿವರಪೂರ್ಣನೂ ಆಗಿರುತ್ತಾನೆ.¹⁶

أَلَمْ تَرَ أَنَّ اللَّهَ أَنْزَلَ مِنَ السَّمَاءِ
مَاءً فَتُصْبِحُ الْأَرْضُ مُخْضَرَّةً إِنَّ
اللَّهَ لَطِيفٌ خَبِيْرٌ ﴿٦٣﴾

16. ಅರ್ಥಾತ್- ಸತ್ಯನಿಷೇಧ ಮತ್ತು ಅಕ್ರಮದ ಧೋರಣೆ ತಳೆಯುವವರ ಮೇಲೆ ಯಾತನೆ ಎರಗಿಸುವುದು, ಸತ್ಯವಿಶ್ವಾಸಿಗಳಾದ ಸಜ್ಜನ ದಾಸರನ್ನು ಪುರಸ್ಕರಿಸುವುದು, ಸನ್ಮಾರ್ಗಗಾಮಿಗಳಾದ ಶೋಷಿತ ಜನರನ್ನು ಸಾಂತ್ವನ ಪಡಿಸುವುದು, ಶಕ್ತಿಮೀರಿ ಅಕ್ರಮವನ್ನು ಎದುರಿಸುತ್ತಿರುವ ಸತ್ಯದ ವಾಹಕರಿಗೆ ನೆರವಾಗುವುದು- ಇವೆಲ್ಲಕ್ಕೂ ಕಾರಣ ಅಲ್ಲಾಹನ ಈ ಗುಣವಿಶೇಷತೆಗಳೇ ಆಗಿವೆ.

64. ಆಕಾಶಗಳಲ್ಲಿರುವುದೂ ಭೂಮಿಯಲ್ಲಿರುವುದೂ ಆತನದೇ. ನಿಶ್ಚಯವಾಗಿಯೂ ಅವನು ನಿರಪೇಕ್ಷನೂ ಪ್ರಶಂಸಾರ್ಹನೂ ಆಗಿರುತ್ತಾನೆ.

لَهُ مَا فِي السَّمٰوٰتِ وَمَا فِي الْاَرْضِ ۗ
وَإِنَّ اللّٰهَ لَهُوَ الْعَزِيْزُ الْحَمِيْدُ ﴿١٤﴾

65. ಅವನು ಭೂಮಿಯಲ್ಲಿರುವುದೆಲ್ಲವನ್ನೂ ನಿಮಗೆ ಅಧೀನಗೊಳಿಸಿರುವುದನ್ನೂ ನಾವೆಯು ಅವನ ಅಪ್ಪಣೆಯಂತೆ ಸಮುದ್ರದಲ್ಲಿ ಚಲಿಸುವಂತೆ ಅವನೇ ಅದನ್ನು ನಿಯಮಬದ್ಧ ಗೊಳಿಸಿರುವುದನ್ನೂ ಅವನ ಅಪ್ಪಣೆಯಲ್ಲದೆ ಆಕಾಶವು ಭೂಮಿಯ ಮೇಲೆ ಬೀಳದಂತೆ ಅವನೇ ಅದನ್ನು ಈ ರೀತಿ ಆಧರಿಸಿರುವುದನ್ನೂ ನೀವು ಕಾಣುತ್ತಿಲ್ಲವೇ? ವಾಸ್ತವದಲ್ಲಿ ಅಲ್ಲಾಹನು ಜನರ ಬಗ್ಗೆ ಮಹಾ ವತ್ಸಲನೂ ಅತ್ಯಂತ ಕರುಣಾನಿಧಿಯೂ ಆಗಿರುತ್ತಾನೆ.

اَلَمْ تَرَ اَنَّ اللّٰهَ سَخَّرَ لَكُمْ مَّا فِي
الْاَرْضِ وَ الْفُلْكَ تَجْرِي فِي الْبَحْرِ
بِاَمْرِهٖ ۙ وَيُسَبِّحُ السَّمٰوٰتِ اَنْ تَقَعَ
عَلَى الْاَرْضِ اِلَّا بِاِذْنِهٖ ۗ اِنَّ اللّٰهَ
بِالْاَسْاِسِ لَرَّءُوۡفٌ رَّحِيْمٌ ﴿١٥﴾

66. ಅವನೇ ನಿಮಗೆ ಜೀವನ ಪ್ರದಾನ ಮಾಡಿದವನು, ಅವನೇ ನಿಮಗೆ ಮರಣ ಕೊಡುತ್ತಾನೆ ಮತ್ತು ಅವನೇ ನಿಮ್ಮನ್ನು ಪುನಃ ಜೀವಂತ ಗೊಳಿಸುವನು. ವಾಸ್ತವದಲ್ಲಿ ಮಾನವನು ಮಹಾ ಸತ್ಯನಿಷೇಧಿಯಾಗಿರುವನು.¹⁷

وَ هُوَ الَّذِيۡ اٰخٰىكُمْ ذُنُوۡبَكُمْ
ثُمَّ يَحْيِيۡكُمْ ۗ اِنَّ الْاِنۡسَانَ لَكَفُوۡرٌ ﴿١٦﴾

67. ಪ್ರತಿಯೊಂದು ಸಮುದಾಯಕ್ಕೂ ನಾವು ಒಂದು ಉಪಾಸನಾ ಕ್ರಮವನ್ನು ನಿಶ್ಚಯಿಸಿದ್ದೇವೆ. ಅದನ್ನು ಅದು ಅನುಸರಿಸುತ್ತದೆ. ಆದುದರಿಂದ ಪೈಗಂಬರರೇ, ಅವರು ಈ ವಿಷಯದಲ್ಲಿ ನಿಮ್ಮೊಡನೆ ಜಗಳಾಡದಿರಲಿ.¹⁸ ನೀವು ನಿಮ್ಮ ಪ್ರಭುವಿನ ಕಡೆಗೆ ಕರೆ ನೀಡಿರಿ. ನಿಶ್ಚಯವಾಗಿಯೂ ನೀವು ನೇರಮಾರ್ಗದಲ್ಲಿದ್ದೀರಿ.

لِكُلِّ اُمَّةٍ جَعَلْنَا مَسْجِدًا هُمْ نٰسِكُوۡهُ
فَلَا يَنْۢبَغِيۡكَ فِي الْاَمْرِ وَاذۡرُۡ اِلٰى رَبِّكَ
اِنَّكَ لَعَلٰى هُدٰى مُسۡتَقِيْمٌ ﴿١٧﴾

68. ಇನ್ನು ಅವರು ನಿಮ್ಮೊಡನೆ ಜಗಳಾಡಿದರೆ "ನೀವು ಮಾಡುತ್ತಿರುವುದೆಲ್ಲವೂ ಅಲ್ಲಾಹನಿಗೆ ಚೆನ್ನಾಗಿ ಗೊತ್ತಿದೆ.

وَ اِنَّ جَدَلُوۡكَ فَقُلِ اللّٰهُ اَعۡلَمُ
بِمَا تَعۡمَلُوۡنَ ﴿١٨﴾

69. ನೀವು ಭಿನ್ನಾಭಿಪ್ರಾಯ ತಾಳಿಕೊಂಡಿದ್ದ ಸಕಲ ವಿಷಯಗಳ ಬಗ್ಗೆ ಅಲ್ಲಾಹನು ಪುನರುತ್ಥಾನದ ದಿನ ನಿಮ್ಮ ನಡುವೆ ತೀರ್ಮಾನ ಮಾಡಿ ಬಿಡುವನು" ಎಂದು ಹೇಳಿ ಬಿಡಿರಿ.

اللّٰهُ يَحۡكُمُ بَيْنَكُمْ يَوْمَ الْقِيٰمَةِ ۗ فَيٰۤا
كُنۡمُ فِيۡهِ تَحۡتٰلِفُوۡنَ ﴿١٩﴾

70. ಆಕಾಶಗಳ ಮತ್ತು ಭೂಮಿಯ ಪ್ರತಿಯೊಂದು ವಿಷಯವೂ

اَلَمْ تَعۡلَمُ اَنَّ اللّٰهَ يَعۡلَمُ مَا فِي السَّمٰوٰتِ

17. ಅರ್ಥಾತ್- ಇದೆಲ್ಲವನ್ನು ನೋಡಿಯೂ ಅವನು ಪ್ರವಾದಿಗಳು ಸಮರ್ಪಿಸುವ ಸತ್ಯವನ್ನು ನಿರಾಕರಿಸುತ್ತಾ ಸಾಗುತ್ತಾನೆ.

18. ಅರ್ಥಾತ್- ಇದಕ್ಕಿಂತ ಮೊದಲು ಪ್ರವಾದಿಗಳು ತಮ್ಮ ಕಾಲದ ಜನಾಂಗಗಳಿಗಾಗಿ ಒಂದು ಆರಾಧನಾ ಪದ್ಧತಿಯನ್ನು ತಂದಿದ್ದರು. ಹಾಗೆಯೇ ಈ ಕಾಲದ ಜನಾಂಗಕ್ಕಾಗಿಯೂ ನೀವು ಒಂದು ಆರಾಧನಾ ಪದ್ಧತಿಯನ್ನು ತಂದಿರುವಿರಿ. ಆದ್ದರಿಂದ ಈಗ ಯಾರಿಗೂ ಆ ಬಗ್ಗೆ ಆಕ್ಷೇಪ ಮಾಡುವ ಅಧಿಕಾರವಿಲ್ಲ. ಈ ಕಾಲದ ನೈಜ ಆರಾಧನಾ ವಿಧಾನ ಇದುವೇ ಆಗಿದೆ.

ಅಲ್ಲಾಹನ ತಿಳುವಳಿಕೆಯಲ್ಲಿರುವುದು ನಿಮಗೆ ತಿಳಿಯದೇ? ಎಲ್ಲವೂ ಒಂದು ಗ್ರಂಥದಲ್ಲಿ ಉಲ್ಲೇಖಿತವಿದೆ. ಅಲ್ಲಾಹನಿಗೆ ಇದೇನೂ ಕಷ್ಟ, ಸಾಧ್ಯವಲ್ಲ.

71. ಇವರು ಅಲ್ಲಾಹನನ್ನು ಬಿಟ್ಟು ಅವನು ಯಾವುದೇ ಆಧಾರ ವನ್ನಿಳಿಸಿರದ ಹಾಗೂ ಸ್ವತಃ ಅವರಿಗೇ ತಿಳಿಯದಂತಹ ವಸ್ತುಗಳ ದಾಸ್ಯ-ಆರಾಧನೆ ಮಾಡುತ್ತಾರೆ. ಈ ಅಕ್ರಮಿಗಳಿಗೆ ಯಾರೂ ಸಹಾಯಕರಿಲ್ಲ.

72. ಮತ್ತು ಇವರಿಗೆ ನಮ್ಮ ಸುಸ್ಪಷ್ಟ ವಚನಗಳನ್ನು ಪಠಿಸಿ ಹೇಳಿದಾಗ ಸತ್ಯನಿಷೇಧಿಗಳ ಮುಖಗಳು ವಿಕಾರಗೊಳ್ಳುವುದನ್ನು ನೀವು ನೋಡುತ್ತೀರಿ. ಇವರಿಗೆ ನಮ್ಮ ವಚನಗಳನ್ನು ಓದಿ ಹೇಳುವವರ ಮೇಲೆ ಇವರು ಈಗಲೇ ಮುಗಿಬೀಳುವರೋ ಎಂಬಂತೆ ಭಾಸವಾಗುತ್ತದೆ. ಇವರೊಡನೆ ಹೇಳಿರಿ- "ಇದಕ್ಕಿಂತಲೂ ಕೆಟ್ಟದ್ದೇನೆಂಬುದನ್ನು ನಾನು ನಿಮಗೆ ಹೇಳಲೇ? ಅಗ್ನಿ ಸತ್ಯನಿಷೇಧಿಗಳಿಗೆ ಅಲ್ಲಾಹನು ಅದನ್ನೇ ವಾಗ್ದಾನ ಮಾಡಿದ್ದಾನೆ ಮತ್ತು ಅದು ಅತ್ಯಂತ ನಿಕೃಷ್ಟ ಸ್ಥಾನವಾಗಿದೆ."

73. ಜನರೇ, ಒಂದು ಉದಾಹರಣೆ ಕೊಡಲಾಗುತ್ತಿದೆ. ಗಮನವಿಟ್ಟು ಕೇಳಿರಿ: ನೀವು ಅಲ್ಲಾಹನನ್ನು ಬಿಟ್ಟು ಯಾವ ಆರಾಧ್ಯರನ್ನು ಪ್ರಾರ್ಥಿಸುತ್ತೀರೋ ಅವರೆಲ್ಲರೂ ಒಟ್ಟಾಗಿ ಒಂದು ನೋಣವನ್ನೂ ಸೃಷ್ಟಿಸಲಾರರು. ಮಾತ್ರವಲ್ಲ ನೋಣವು ಅವರಿಂದೇನನ್ನಾದರೂ ಕಸಿದು ಕೊಂಡೊಯ್ದರೆ ಅವರಿಗೆ ಅದನ್ನು ಬಿಡಿಸಿಕೊಳ್ಳಲಿಕ್ಕೂ ಸಾಧ್ಯವಾಗದು. ಸಹಾಯಾರ್ಥಿಗಳೂ ದುರ್ಬಲರು, ಯಾರಿಂದ ಸಹಾಯ ಬೇಡಲಾಗುತ್ತದೋ ಅವರೂ ದುರ್ಬಲರು.

74. ಇವರು ಅಲ್ಲಾಹನ ಮಹತ್ವವನ್ನು ಹೇಗೆ ಅರಿಯಬೇಕೆತ್ತೋ ಹಾಗೆ ಅರಿತುಕೊಳ್ಳಲೇ ಇಲ್ಲ. ವಾಸ್ತವದಲ್ಲಿ ಶಕ್ತಿಪೂರ್ಣನೂ ಮಹಾ ಪ್ರತಾಪಿಯೂ ಅಲ್ಲಾಹನೇ ಆಗಿರುತ್ತಾನೆ.

75. ಅಲ್ಲಾಹನು(ತನ್ನ ಆದೇಶಗಳನ್ನು ರವಾನಿಸಲಿಕ್ಕಾಗಿ) ದೇವಚರ ರಿಂದಲೂ ಮನುಷ್ಯರಿಂದಲೂ ಸಂದೇಶವಾಹಕರನ್ನು ಆಯ್ದು ಕೊಳ್ಳುತ್ತಾನೆ. ಅವನು ಸರ್ವಶ್ರುತನೂ ಸರ್ವವೀಕ್ಷಕನೂ ಆಗಿರುತ್ತಾನೆ.

وَإِلَّا رُضِئْنَا لَإِنَّا فِي كِتَابٍ إِنَّ ذَلِكَ عَلَى اللَّهِ يَسِيرٌ ﴿٧١﴾

وَيَعْبُدُونَ مِن دُونِ اللَّهِ مَا لَمْ يَنْزِلْ بِهِ سُلْطَانٌ وَمَا لَيْسَ لَهُم بِهِ عِلْمٌ وَمَا لِلظَّالِمِينَ مِن تَصْوِيرٍ ﴿٧٢﴾

وَإِذَا تَنَلَىٰ عَلَيْهِمْ آيَاتُنَا بَيِّنَاتٍ تَعْرِفُ فِي وُجُوهِ الَّذِينَ كَفَرُوا الْمُنْكَرَ يَجْرُمُونَ يُسْطُونَ بِآيَاتِنَا يَتْلُونَ عَلَيْهِمْ آيَاتِنَا فُلْ أَفَأَنْتُمْ بِشِرِّ مِن ذَلِكُمْ التَّارُطَ وَعَدَا مَا اللَّهُ الَّذِينَ كَفَرُوا وَبِئْسَ الْمَصِيرُ ﴿٧٣﴾

يَأْتِيهَا النَّاسُ ضُرْبٌ مِّثْلُ مَا سَأَلُوا لَهٗ إِنَّا الَّذِينَ تَدْعُونَ مِن دُونِ اللَّهِ كَن يَخْلَعُوا ذُبَابًا وَكَرِ اجْتَسَعُوا لَهٗ وَإِن يَسْأَلْهُمْ الذُّبَابُ شَيْئًا لَّا يَسْتَنْفِدُوهُ مِنْهُ طَضَعَفَ الطَّالِبُ وَالْمَطْلُوبُ ﴿٧٤﴾

مَا قَدَرُوا اللَّهَ حَقَّ قَدْرِهِ إِنَّا اللَّهُ لَعَزِيزٌ ﴿٧٥﴾

اللَّهُ يَصْطَفِي مِنَ الْمَلَائِكَةِ رُسُلًا وَمِنَ النَّاسِ إِنَّ اللَّهَ سَمِيعٌ بَصِيرٌ ﴿٧٦﴾

76. ಅವನು ಜನರ ಮುಂದೆ ಮತ್ತು ಮರೆಯಲ್ಲಿ ಇರುವ ಎಲ್ಲವನ್ನೂ ಬಲ್ಲವನಾಗಿರುತ್ತಾನೆ. ಸಕಲ ವ್ಯವಹಾರಗಳೂ ಅವನ ಕಡೆಗೇ ಮರಳುತ್ತವೆ.


يَعْلَمُ مَا بَيْنَ أَيْدِيهِمْ وَمَا خَلْفَهُمْ
وَإِلَى اللَّهِ تُرْجَعُ الْأُمُورُ ﴿٧٦﴾

77. ಸತ್ಯವಿಶ್ವಾಸಿಗಳೇ 'ಬಾಗಿರಿ' ಮತ್ತು 'ಸಾಷ್ಟಾಂಗವೆರಗಿರಿ' ಮತ್ತು ನಿಮ್ಮ ಪ್ರಭುವಿನ ದಾಸ್ಯ-ಆರಾಧನೆ ಮಾಡಿರಿ, ಸತ್ಕರ್ಮಗಳನ್ನೆಸಗಿರಿ-ಇದರಿಂದಲೇ ನಿಮಗೆ ಯಶಸ್ಸು ಸಿಗುವುದೆಂದು ನಿರೀಕ್ಷಿಸಬಹುದು.

يَا أَيُّهَا الَّذِينَ آمَنُوا ارْكَعُوا وَاسْجُدُوا
وَاعْبُدُوا رَبَّكُمْ وَافْعَلُوا الْخَيْرَ
لَعَلَّكُمْ تُفْلِحُونَ ﴿٧٧﴾

78. ಅಲ್ಲಾಹನ ಮಾರ್ಗದಲ್ಲಿ ಹೋರಾಡಬೇಕಾದ ರೀತಿಯಲ್ಲಿ ಹೋರಾಡಿರಿ. ಅವನು ತನ್ನ ಕಾರ್ಯಕ್ಕಾಗಿ ನಿಮ್ಮನ್ನು ಆರಿಸಿ ಕೊಂಡಿರುತ್ತಾನೆ ಮತ್ತು ಧರ್ಮದಲ್ಲಿ ನಿಮಗೇನೂ ಸಂಕೀರ್ಣತೆಯನ್ನಿರಿಸಿಲ್ಲ. ನಿಮ್ಮ ಪಿತಾಮಹರಾದ ಇಬ್ನಾಹಿಮರ ಸಮುದಾಯದಲ್ಲಿ ಸ್ಥಿರವಾಗಿರಿ. ಅಲ್ಲಾಹನು ಮೊದಲೂ ನಿಮ್ಮ ಹೆಸರನ್ನು 'ಮುಸ್ಲಿಮ್' ಎಂದಿಟ್ಟಿದ್ದನು ಮತ್ತು ಇದರಲ್ಲೂ (ಕುರ್ಆನಿನಲ್ಲಿ ನಿಮಗೆ ಇದೇ ಹೆಸರಿದೆ.) ಇದು ಸಂದೇಶವಾಹಕರು ನಿಮ್ಮ ಬಗ್ಗೆ ಸಾಕ್ಷಿಗಳಾಗಲಿಕ್ಕಾಗಿ ಮತ್ತು ನೀವು ಜನರ ಬಗ್ಗೆ ಸಾಕ್ಷಿಗಳಾಗಲಿಕ್ಕಾಗಿ (ಆಗಿರುತ್ತದೆ.) ಆದುದರಿಂದ ನಮಾಝನ್ನು ಸಂಸ್ಥಾಪಿಸಿರಿ; ಝಕಾತ್ ಕೊಡಿರಿ ಮತ್ತು ಅಲ್ಲಾಹನೊಂದಿಗೆ ಸಂಬಂಧ ಸ್ಥಾಪಿಸಿಕೊಂಡಿರಿ. ಅವನೇ ನಿಮ್ಮ ರಕ್ಷಕ ಮಿತ್ರ. ಅತ್ಯಂತ ಶ್ರೇಷ್ಠ ರಕ್ಷಕ ಮಿತ್ರನವನು ಮತ್ತು ಅತ್ಯುತ್ತಮ ಸಹಾಯಕನವನು.


وَجَاهِدُوا فِي اللَّهِ حَقَّ جِهَادِهِ هُوَ
اجْتَبَاكُمْ وَمَا جَعَلَ عَلَيْكُمْ فِي الدِّينِ
مِنْ حَرَجٍ مِّلَّةَ أَبِيكُمْ إِبْرَاهِيمَ
هُوَ سَمُّكُمْ الْمُسْلِمِينَ مِنْ قَبْلُ وَفِي
هَذَا لِيُكُونَ الرَّسُولُ شَهِيدًا عَلَيْكُمْ
وَتَكُونُوا شُهَدَاءَ عَلَى النَّاسِ
فَأَقِمْوَا الصَّلَاةَ وَآتُوا الزَّكَاةَ
وَاعْتَصِمُوا بِاللَّهِ هُوَ مَوْلَاكُمْ فَنِعْمَ
الْمَوْلَى وَنِعْمَ النَّصِيرُ ﴿٧٨﴾



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. *ಖಂಡಿತವಾಗಿಯೂ ಸತ್ಯವಿಶ್ವಾಸಿಗಳು ವಿಜಯಿಗಳಾದರು-
2. ಅವರು ತಮ್ಮ ನಮಾಝಿನಲ್ಲಿ ಭಯಭಕ್ತಿ ತೋರುತ್ತಾರೆ-
3. ನಿರರ್ಥಕ ಕಾರ್ಯಗಳಿಂದ ದೂರವಿರುತ್ತಾರೆ-
4. ಝಕಾತಿನ ನಿಯಮವನ್ನು ಪಾಲಿಸುತ್ತಾರೆ-
- 5-6. ತಮ್ಮ ಪತ್ನಿಯರು ಹಾಗೂ ತಮ್ಮ ಅಧೀನವಿರುವ ದಾಸಿಯರ¹ ಹೊರತು ಇತರರಿಂದ ತಮ್ಮ ಗುಪ್ತಾಂಗಗಳನ್ನು ರಕ್ಷಿಸಿಕೊಳ್ಳುತ್ತಾರೆ² ಅವರಿಂದ ರಕ್ಷಿಸದಿದ್ದರಲ್ಲಿ ಅವರು ದೂಷಣೀಯರಲ್ಲ.
7. ಆದರೆ ಇದರ ಹೊರತು ಇನ್ನೇನಾದರೂ ಬಯಸುವವರೇ ಅತಿರೇಕವೆಸಗುವವರು.
8. ತಮ್ಮ ವಿಶ್ವಸ್ಥ ಸೊತ್ತುಗಳನ್ನು ಹಾಗೂ ತಮ್ಮ ವಾಗ್ದಾನಗಳನ್ನು ಪಾಲಿಸುತ್ತಾರೆ-



بِسْمِ اللّٰهِ الرَّحْمٰنِ الرَّحِیْمِ ۝

قَدْ اَفْلَحَ الْمُؤْمِنُونَ ۝

الَّذِينَ هُمْ فِي صَلَاتِهِمْ خٰشِعُونَ ۝

وَالَّذِينَ هُمْ عَنِ اللّٰغُو مُعْرِضُونَ ۝

وَالَّذِينَ هُمْ لِلزَّكٰوةِ فَعِلُونَ ۝

وَالَّذِينَ هُمْ لِغُرُوْحِهِمْ حٰفِظُونَ ۝

اِلَّا عَلٰی اَرْوَاحِهِمْ اَوْ مَا مَلَكَتْ اَيْمَانُهُمْ

فَاِنَّهُمْ غَيْرُ مَلُومِيْنَ ۝

فَمَنْ اَبْتَغٰی وَّرَآءَ ذٰلِكَ فَاُولٰٓئِكَ

هُمُ الْعٰدُونَ ۝

وَالَّذِينَ هُمْ لِآمٰنَتِهِمْ وَعَهْدِهِمْ رٰعُونَ ۝

*ಇಲ್ಲಿಂದ 18ನೆಯ ಕಾಂಡ ಆರಂಭ.

1. ಅರ್ಥಾತ್- ಯುದ್ಧದಲ್ಲಿ ಸೆರೆಯಾಳುಗಳಾಗಿ ಸಿಗುವ ದಾಸಿಯರು. ಯುದ್ಧಕ್ಕೆದಿಗಳ ವಿನಿಮಯ ನಡೆಯದಿದ್ದರೆ ಇಸ್ಲಾಮ ಸರ್ಕಾರದ ವತಿಯಿಂದ ಅವರನ್ನು ಯಾರದಾದರೂ ಒಡತನಕ್ಕೆ ಕೊಟ್ಟು ಬಿಡಲಾಗುತ್ತದೆ.
2. ಇದಕ್ಕೆ ಎರಡು ಅರ್ಥಗಳಿರಬಹುದು. ಮೊದಲನೆಯದಾಗಿ ತಮ್ಮ ದೇಹದ ಲಜ್ಜಾಂಗಗಳನ್ನು ಮರಸಿರುತ್ತಾರೆ. ಅರ್ಥಾತ್ ಅಶ್ಲೀಲತೆಯಿಂದ ದೂರವಿರುತ್ತಾರೆ ಮತ್ತು ತಮ್ಮ ಗುಪ್ತಾಂಗಗಳನ್ನು ಇತರರ ಮುಂದೆ ತೆರೆಯುವುದಿಲ್ಲ. ಎರಡನೆಯದಾಗಿ ಅವರು ತಮ್ಮ ಲಜ್ಜೆ ಮತ್ತು ಮಾನವನ್ನು ಸಂರಕ್ಷಿಸುತ್ತಾರೆ. ಅರ್ಥಾತ್ ಲೈಂಗಿಕ ವಿಷಯಗಳಲ್ಲಿ ಸ್ವಚ್ಛಂದರಾಗುವುದಿಲ್ಲ. ವಿಷಯಾಸಕ್ತಿ ಯನ್ನು ತೀರಿಸುವಲ್ಲಿ ಅನಿಯಂತ್ರಿತರಾಗಿ ಬಿಡುವುದಿಲ್ಲ.

9. ಮತ್ತು ತಮ್ಮ ನಮಾಝ್‌ಗಳನ್ನು ರಕ್ಷಿಸಿಕೊಳ್ಳುತ್ತಾರೆ.

وَالَّذِينَ هُمْ عَلَى صَلَاتِهِمْ يُحَافِظُونَ ﴿٩﴾

10. ಇವರೇ ವಾರೀಸುದಾರರು.

أُولَئِكَ هُمُ الْوَارِثُونَ ﴿١٠﴾

11. ವಾರೀಸಿನಲ್ಲಿ 'ಮಹೋನ್ನತ ಸ್ವರ್ಗ' ಪಡೆಯುವರು ಮತ್ತು ಅದರಲ್ಲಿ ಸದಾ ವಾಸಿಸುವರು.

الَّذِينَ يَرِثُونَ الْفِرْدَوْسَ هُمْ فِيهَا خَالِدُونَ ﴿١١﴾

12. ನಾವು ಮಾನವನನ್ನು ಮಣ್ಣಿನ ಸತ್ವದಿಂದ ಸೃಷ್ಟಿಸಿದವು.

وَلَقَدْ خَلَقْنَا الْإِنْسَانَ مِنْ سُلَالَةٍ مِّنْ طِينٍ ﴿١٢﴾

13. ತರುವಾಯ ಅದನ್ನು ಒಂದು ಸುರಕ್ಷಿತ ಸ್ಥಳದಲ್ಲಿ ತೊಟ್ಟಿಕ್ಕಿದ ಹನಿಯಾಗಿ ಮಾರ್ಪಡಿಸಿದೆವು.

ثُمَّ جَعَلْنَاهُ نُطْفَةً فِي قَرَارٍ مَّكِينٍ ﴿١٣﴾

14. ಅನಂತರ ಆ ಹನಿಗೆ ಮಾಂಸಪಿಂಡದ ರೂಪ ಕೊಟ್ಟೆವು. ಬಳಿಕ ಮಾಂಸಪಿಂಡವನ್ನು ಮಾಂಸಖಂಡವನ್ನಾಗಿ ಮಾಡಿದೆವು. ಆಮೇಲೆ ಮಾಂಸಖಂಡವನ್ನು ಎಲುಬುಗಳಾಗಿ ಮಾಡಿದೆವು. ತರುವಾಯ ಎಲುಬುಗಳ ಮೇಲೆ ಮಾಂಸ ತೊಡಿಸಿದೆವು. ಆ ಬಳಿಕ ಅದನ್ನೊಂದು ಬೇರೆಯೇ ಸೃಷ್ಟಿಯನ್ನಾಗಿ ಮಾಡಿ ನಿಲ್ಲಿಸಿದೆವು.³ ಅಲ್ಲಾಹನು ಮಹಾ ಸಮೃದ್ಧನು; ಸಕಲ ಶಿಲ್ಪಿಗಳಿಗಿಂತ ಶ್ರೇಷ್ಠ ಶಿಲ್ಪಿ.

ثُمَّ خَلَقْنَا النُّطْفَةَ عَلَقَةً فَخَلَقْنَا الْعَلَقَةَ مُضْغَةً فَخَلَقْنَا الْمُضْغَةَ عِظْمًا فُكَّسْنَا الْعِظْمَ لَحْمًا ثُمَّ أُنشَأْنَاهُ خَلْقًا آخَرَ فَتَبَرَكَ اللَّهُ أَحْسَنُ الْخَالِقِينَ ﴿١٤﴾

15. ಅದಾದ ಬಳಿಕ ನಿಮಗೆ ಖಂಡಿತವಾಗಿಯೂ ಸಾಯಲಿಕ್ಕಿದೆ.

ثُمَّ إِنَّكُمْ بَعْدَ ذَلِكَ لَمَيِّتُونَ ﴿١٥﴾

16. ಮತ್ತೆ ಪುನರುತ್ಥಾನದ ದಿನ ಖಂಡಿತವಾಗಿಯೂ ನೀವು ಎಬ್ಬಿಸಲ್ಪಡುವಿರಿ.

ثُمَّ إِنَّكُمْ يَوْمَ الْقِيَامَةِ تُبْعَثُونَ ﴿١٦﴾

17. ನಾವು ನಿಮ್ಮ ಮೇಲ್ಭಾಗದಲ್ಲಿ ಏಳು ಮಾರ್ಗಗಳನ್ನು ರಚಿಸಿದೆವು.⁴ ಸೃಷ್ಟಿಸುವ ಕಾರ್ಯದ ಬಗ್ಗೆ ನಾವೇನೂ ಅಜ್ಞರಾಗಿರಲಿಲ್ಲ.⁵

وَلَقَدْ خَلَقْنَا فَوَاقِمَ سَبْعَ طَرَائِقٍ ﴿١٧﴾ وَمَا كُنَّا عَنِ الْخَلْقِ غَافِلِينَ ﴿١٧﴾

3. ಅರ್ಥಾತ್- ಇದೆಲ್ಲವೂ ಪ್ರಾಣಿಗಳ ಸೃಷ್ಟಿಯ ವೇಳೆಯೂ ಸಂಭವಿಸುತ್ತದೆ. ಆದರೆ ಅಲ್ಲಾಹನು ಈ ಸೃಷ್ಟಿಯ ವಿಧಾನದ ಮೂಲಕ ಮಾನವನನ್ನು ಪ್ರಾಣಿಗಳಿಗಿಂತ ಸಂಪೂರ್ಣ ಭಿನ್ನವಾದ ಬೇರೆಯೇ ಸ್ವರೂಪದ ಜೀವಿಯಾಗಿ ಮಾಡಿ ಸೃಷ್ಟಿಸಿದನು.

4. ಪ್ರಾಯಶಃ ಇದರ ಅರ್ಥ ಏಳು ಗೃಹಗಳು ಪರಿಭ್ರಮಿಸುವ ಕೆಕ್ಕೆಯಾಗಿರಬಹುದು. ಆ ಕಾಲದ ಮಾನವ ಏಳು ನಕ್ಷತ್ರಗಳ ಬಗ್ಗೆ ಮಾತ್ರ ತಿಳಿದಿದ್ದನು. ಆದ್ದರಿಂದ ಇಲ್ಲಿ ಏಳು ಕೆಕ್ಕೆಗಳ ಬಗ್ಗೆ ಮಾತ್ರ ಪ್ರಸ್ತಾಪಿಸಲಾಗಿದೆ. ಅದರ ಅರ್ಥ ಇತರ ಕೆಕ್ಕೆಗಳು ಅಸ್ತಿತ್ವದಲ್ಲೇ ಇಲ್ಲವೆಂದಲ್ಲ.

5. ಇನ್ನೊಂದು ಭಾಷಾಂತರ ಹೀಗಾಗಬಹುದು, "ಸೃಷ್ಟಿಗಳಿಂದ ನಾವು ಅಲಕ್ಷ್ಯರಾಗಿರುವುದಿಲ್ಲ ಅಥವಾ ಅಲಕ್ಷ್ಯರಾಗಿಲ್ಲ" ಮೊದಲನೆಯ ಭಾಷಾಂತರದ ಪ್ರಕಾರ ಈ ಸೂಕ್ತದ ಅರ್ಥವೇನೆಂದರೆ ನಾವು ಸೃಷ್ಟಿಸಿರುವುದೆಲ್ಲವೂ ಯಾವುದಾದರೊಬ್ಬ ಅಜ್ಞಾನಿಯ ಮೂಲಕ ಹಠಾತ್ತನೆ ಸೃಷ್ಟಿಸಲ್ಪಟ್ಟಿದ್ದಲ್ಲ. ಅದನ್ನು ಪೂರ್ವಯೋಜಿತ ರೀತಿಯಲ್ಲಿ ಸಂಪೂರ್ಣ ಜ್ಞಾನದೊಂದಿಗೆ ಸೃಷ್ಟಿಸಲಾಗಿದೆ. ಅನೇಕ ಪ್ರಮುಖ ನಿಯಮಗಳು ಅದರ ಹಿಂದೆ ಕಾರ್ಯಪ್ರವೃತ್ತವಾಗಿವೆ. ಸಣ್ಣ ವಸ್ತುವಿನಿಂದ ದೊಡ್ಡ ವಸ್ತುಗಳ ತನಕ ಸಮಸ್ತ ನಿಸರ್ಗ ವ್ಯವಸ್ಥೆಯಲ್ಲಿ

18. ಮತ್ತು ನಾವು ಆಕಾಶದಿಂದ ಸರಿಯಾದ ಲೆಕ್ಕ ಪ್ರಕಾರ ನಿರ್ದಿಷ್ಟ ಪ್ರಮಾಣದಲ್ಲಿ ನೀರನ್ನು ಸುರಿಸಿದೆವು ಮತ್ತು ಅದನ್ನು ನೆಲದಲ್ಲಿ ನಿಲ್ಲಿಸಿ ಬಿಟ್ಟೆವು. ನಾವು ಹೇಗೆ ಬೇಕಿದ್ದರೂ ಅದನ್ನು ಅದೃಶ್ಯ ಗೊಳಿಸಬಲ್ಲೆವು.

وَأَنْزَلْنَا مِنَ السَّمَاءِ مَاءً بِقَدَرٍ
فَأَسْكَنْتَهُ فِي الْأَرْضِ حَيْثُ وَرَأَيْنَا عَلَى
ذَهَابٍ بِهِ لِقَوْمٍ يُرَوُّونَ ﴿١٨﴾

19. ತರುವಾಯ ಆ ನೀರಿನ ಮೂಲಕ ನಾವು ನಿಮಗಾಗಿ ಖಜೂರ ಮತ್ತು ದ್ರಾಕ್ಷಾ ತೋಟಗಳನ್ನು ಉಂಟು ಮಾಡಿದೆವು. ಈ ತೋಟಗಳಲ್ಲಿ ನಿಮಗಾಗಿ ರುಚಿಕರವಾದ ಅನೇಕ ಫಲಗಳಿವೆ ಮತ್ತು ನೀವು ಅವುಗಳಿಂದ ಆಹಾರ ಪಡೆಯುತ್ತೀರಿ-

فَأَنْشَأْنَا لَكُمْ بِهِ جَنَّاتٍ مِّنْ نَّخِيلٍ
وَءَأَعْنَابٍ لَّكُمْ فِيهَا فَوَاكِهُ كَثِيرَةٌ
وَمِنْهَا تَأْكُلُونَ ﴿١٩﴾

20. ಮತ್ತು ಸಿನಾಯ್ ಪರ್ವತದಲ್ಲಿ ಬೆಳೆಯುವ ಮರವನ್ನೂ ನಾವು ಸೃಷ್ಟಿಸಿದೆವು. ಅದು ಎಣ್ಣೆಯನ್ನೂ ತಿನ್ನುವವರಿಗಾಗಿ ಪದಾರ್ಥವನ್ನೂ ಹೊತ್ತು ಬೆಳೆಯುತ್ತದೆ.

وَشَجَرَةً تَخْرُجُ مِنْ طُورِ سَيْنَاءَ تَنْبُتُ
بِالذَّهْنِ وَصِبْغٍ لِلْأَكْلِيْنَ ﴿٢٠﴾

21. ವಾಸ್ತವದಲ್ಲಿ ಜಾನುವಾರುಗಳಲ್ಲಿಯೂ ನಿಮಗೊಂದು ಪಾಠವಿದೆ. ಅವುಗಳ ಉದರದೊಳಗೆ ಏನಿರುವುದೋ ಅದರಿಂದಲೇ ನಾವು ನಿಮಗೊಂದು ವಸ್ತುವನ್ನು ಕುಡಿಸುತ್ತೇವೆ ಮತ್ತು ನಿಮಗೆ ಅವುಗಳಲ್ಲಿ ಬೇರೆ ಅನೇಕ ಪ್ರಯೋಜನಗಳೂ ಇವೆ. ಅವುಗಳನ್ನು ನೀವು ತಿನ್ನುತ್ತೀರಿ-

وَلَا يَلْمُكُمْ فِي الْأَعْمَالِ لِعَبْتِكُمْ لَا تَرَوْنَ
مِمَّا فِي بُطُونِنَهَا لَكُمْ فِيهَا مِنَّا فَرْحٌ
كَثِيرٌ وَمِنْهَا تَأْكُلُونَ ﴿٢١﴾

22. ಮತ್ತು ಅವುಗಳ ಮೇಲೂ ನಾವೆಗಳ ಮೇಲೂ ನೀವು ಸವಾರಿ ಮಾಡುತ್ತೀರಿ.

وَعَلَيْهَا وَعَلَى الْفُلْكِ تُحْمَلُونَ ﴿٢٢﴾

23. ನಾವು ನೂಹರನ್ನು ಅವರ ಜನಾಂಗದ ಕಡೆಗೆ ರವಾನಿಸಿದೆವು. ಅವರು ಹೀಗೆಂದರು- "ನನ್ನ ಜನಾಂಗದವರೇ ಅಲ್ಲಾಹನ ದಾಸ್ಯ-ಆರಾಧನೆ ಮಾಡಿ ಅವನ ಹೊರತು ನಿಮಗೆ ಇನ್ನಾವ ಆರಾಧ್ಯನೂ ಇಲ್ಲ. ನೀವು ಭಯಪಡುವುದಿಲ್ಲವೇ!"

وَلَقَدْ أَرْسَلْنَا نُوحًا إِلَىٰ قَوْمِهِ فَقَالَ
يُغْرِبُ عِبَادُ اللَّهِ مَا لَكُمْ مِّنْ إِلَٰهٍ
غَيْرِهِ أَفَلَا تَتَّقُونَ ﴿٢٣﴾

ಸರ್ವಾಂಗೀಣ ಸಮತೋಲನವಿದೆ. ಈ ಮಹಾನ್ ಕಾರ್ಯಾಗಾರದಲ್ಲಿ ಎಲ್ಲೆಡೆ ಒಂದು ಉದ್ದೇಶ ಗೋಚರಿಸುತ್ತದೆ. ಅದು ಸೃಷ್ಟಿಕರ್ತನ ಜಾಣ್ಮೆಗೆ ಸಾಕ್ಷ್ಯ ವಹಿಸುತ್ತದೆ. ಎರಡನೆಯ ಭಾಷಾಂತರದ ಆಧಾರದಲ್ಲಿ ಪ್ರಸ್ತುತ ಸೂಕ್ತ ಅರ್ಥವೇನೆಂದರೆ ಈ ನಿಸರ್ಗದಲ್ಲಿ ನಾವು ಸೃಷ್ಟಿಸಿರುವ ಯಾವುದೇ ಸೃಷ್ಟಿಯ ಅವಶ್ಯಕತೆಗಳ ಬಗ್ಗೆ ನಾವು ಅಲಕ್ಷ್ಯರಾಗಿಲ್ಲ. ಯಾವುದೇ ಪರಿಸ್ಥಿತಿಯ ಬಗ್ಗೆ ನಾವೆಂದೂ ಅಲಕ್ಷ್ಯರಾಗಿರಲಿಲ್ಲ. ನಮ್ಮ ಯೋಜನೆಗೆ ವಿರುದ್ಧವಾಗಿ ವರ್ತಿಸಲು ನಾವು ಯಾರಿಗೂ ಅವಕಾಶ ಕೊಟ್ಟಿಲ್ಲ. ಯಾವುದೇ ವಸ್ತುವಿನ ನೈಸರ್ಗಿಕ ಬೇಡಿಕೆಗಳನ್ನು ಈಡೇರಿಸುವಲ್ಲಿ ನಾವು ಯಾವುದೇ ರೀತಿಯ ಚ್ಯುತಿ ಮಾಡಿಲ್ಲ. ಒಂದೊಂದು ಕಣ ಮತ್ತು ಎಲೆಯ ಸ್ಥಿತಿಯನ್ನೂ ನಾವು ಬಲ್ಲವರಾಗಿದ್ದೇವೆ.

6. ಅರ್ಥಾತ್- ಜೀತವ್ಯಕ್ತಿ(Olive) ಭೂಮಧ್ಯ ಸಮುದ್ರದ ಸುತ್ತಮುತ್ತಲಿನ ಪ್ರದೇಶದ ಬೆಳೆಗಳಲ್ಲಿ ಅದು ಅತ್ಯಂತ ಪ್ರಮುಖವಾದುದು. ಸೀನಾಯ್ ಪರ್ವತವನ್ನು ಪ್ರಮುಖ ಪ್ರದೇಶವಾಗಿ ಹೊಂದಿರುವ ಭೂಭಾಗವೇ ಈ ವ್ಯಕ್ತದ ಮೂಲ ಸ್ಥಾನವಾಗಿರುವುದರಿಂದ ಪ್ರಾಯಶಃ ಇದನ್ನು ಸೀನಾಯ್ ಪರ್ವತದ ಜತೆಗೆ ಪ್ರಸ್ತಾಪಿಸಲಾಗಿರಬಹುದು.

24. ಸತ್ಯವನ್ನು ನಿಷೇಧಿಸಿದ ಅವರ ಜನಾಂಗದ ಸರದಾರರು (ಹೀಗೆ) ಹೇಳತೊಡಗಿದರು - "ಇವನು ನಿಮ್ಮಂತೆಯೇ ಇರುವ ಒಬ್ಬ ಮನುಷ್ಯನಲ್ಲದೆ ಇನ್ನೇನೂ ಅಲ್ಲ. ನಿಮ್ಮ ಮೇಲೆ ಹಿರಿಮೆಯನ್ನು ಗಳಿಸುವುದೇ ಇವನ ಉದ್ದೇಶ, ಅಲ್ಲಾಹನು ಕಳುಹಿಸಲಿಚ್ಛಿಸಿದರೆ ದೇವಚರಣನ್ನು ಕಳುಹಿಸುತ್ತಿದ್ದನು. (ಮಾನವರು ಸಂದೇಶವಾಹಕ ರಾಗಿ ಬಂದರೆಂಬ) ಇಂತಹ ವಿಷಯವನ್ನು ನಾವು ನಮ್ಮ ಪೂರ್ವಿಕರ ಕಾಲದಲ್ಲೆಂದೂ ಕೇಳಿಯೇ ಇರಲಿಲ್ಲ.

فَقَالَ الْمَلِكُ الَّذِينَ كَفَرُوا مِنْ قَوْمِهِ
مَا هَذَا إِلَّا بَشَرٌ مِثْلُكُمْ يُرِيدُ أَنْ
يَتَفَضَّلَ عَلَيْكُمْ وَلَوْ شَاءَ اللَّهُ لَأَنْزَلَ
مَلَائِكَةً ۖ مَا سَمِعْنَا بِهَذَا فِي آبَائِنَا
الْأَوَّلِينَ ﴿٢٤﴾

25. ಏನೂ ಇಲ್ಲ, ಇವನಿಗೆ ಸ್ವಲ್ಪ ಹುಚ್ಚು ಹಿಡಿದಿದೆ. ಸ್ವಲ್ಪ ಕಾಲ ಕಾದು ನೋಡಿರಿ. (ಗುಣವಾಗಲೂ ಬಹುದು)."

إِنْ هُوَ إِلَّا رَجُلٌ بِهِ جِنَّةٌ فَاَتَّبِعُونَا
بِهِ حَتَّىٰ حِينٍ ﴿٢٥﴾

26. ನೂಹ್ ಹೇಳಿದರು - "ನನ್ನ ಪ್ರಭೂ, ಇವರು ನನ್ನನ್ನು ಸುಳ್ಳಾಗಿಸಿರುವುದರಿಂದ ಇನ್ನು ನೀನೇ ನನಗೆ ಸಹಾಯ ಮಾಡು."

قَالَ رَبِّ انصُرْنِي بِمَا كُنتَ بُونٌ ﴿٢٦﴾

27. ನಾವು ಅವರ ಮೇಲೆ (ಈ ರೀತಿ) 'ದಿವ್ಯಬೋಧನೆ' ಮಾಡಿದವು- ನಮ್ಮ ಮೇಲ್ನೋಟದಲ್ಲಿ ಮತ್ತು ನಮ್ಮ 'ದಿವ್ಯಬೋಧನೆ' ಪ್ರಕಾರ ನಾವೆಯನ್ನು ತಯಾರಿಸಿರಿ. ಅನಂತರ ನಮ್ಮ ಆಜ್ಞೆ ಬಂದಾಗ ಹಾಗೂ ಭಟ್ಟಿಯು ಉಕ್ಕೇರಿದಾಗ ಪ್ರತಿಯೊಂದು ವಿಧದ ಪ್ರಾಣಿಗಳಿಂದ ಒಂದೊಂದು ಜೊತೆ ತೆಗೆದುಕೊಂಡು ಅದರಲ್ಲಿ ಹತ್ತಿಕೊಳ್ಳಿರಿ. ಯಾರ ವಿರುದ್ಧ ಮೊದಲೇ ತೀರ್ಮಾನವಾಗಿ ಬಿಟ್ಟಿದೆಯೋ ಅವರನ್ನು ಬಿಟ್ಟು ನಿಮ್ಮ ಬಂಧುಗಳನ್ನೂ ಜೊತೆಗೆ ಕರೆದುಕೊಳ್ಳಿರಿ ಮತ್ತು ಅಕ್ರಮಗಳ ವಿಷಯದಲ್ಲಿ ನನ್ನೊಡನೆ ಏನೂ ಹೇಳಬಾರದು ಇವರಿನ್ನು ಮುಳುಗಲಿದ್ದಾರೆ.

فَأَوْحَيْنَا إِلَيْهِ أَنْ اصْنَعِ الْفُلَكَ
بِأَعْيُنِنَا وَوَحْيِنَا فَإِذَا جَاءَ أَمْرُنَا
وَفَارَ التَّوَرُّمُ فَاسْلُكْ فِيهَا مِنْ
كُلِّ رَوْحَيْنِ اسْتَبَيْنَ وَأَهْلِكَ إِلَّا مَنْ
سَبَقَ عَلَيْكَ الْقَوْلُ مِنْهُمْ ۗ وَلَا تَخَافِ غِي
بِنِي الَّذِينَ ظَلَمُوا ۗ إِنَّهُمْ مُّعْرَفُونَ ﴿٢٧﴾

28. ಅನಂತರ ನೀವು ನಿಮ್ಮ ಜೊತೆಗಾರರ ಸಹಿತ ನಾವೆಯ ಮೇಲೆ ಏರಿದಾಗ, "ಅಕ್ರಮಗಳಿಂದ ನಮ್ಮನ್ನು ಪಾರುಗೊಳಿಸಿದ ಅಲ್ಲಾಹನಿಗೆ ಕೃತಜ್ಞತೆಗಳು" ಎಂದು ಹೇಳಿರಿ.

فَإِذَا اسْتَوَيْتَ أَنْتَ وَمَنْ مَعَكَ عَلَى
الْفُلِكِ فَقُلِ الْحَمْدُ لِلَّهِ الَّذِي نَجَّيْنَا
مِنَ الْقَوْمِ الظَّالِمِينَ ﴿٢٨﴾

29. ಮತ್ತು "ನನ್ನ ಪ್ರಭೂ, ನನ್ನನ್ನು ಸಮೃದ್ಧಿಯಿಂದ ಕೂಡಿದ ಸ್ಥಳದಲ್ಲಿ ಇಳಿಸು, ನೀನು ಅತ್ಯುತ್ತಮ ಸ್ಥಾನವೊದಗಿಸುವವನಾಗಿರುವೆ" ಎಂದೂ ಹೇಳಿರಿ.

وَقُلِ رَبِّ أَنْزِلْنِي مُنْزَلًا مُّبْرَكًا
وَ أَنْتَ خَيْرُ الْمُنْزِلِينَ ﴿٢٩﴾

30. ಈ ಕಥೆಯಲ್ಲಿ ದೊಡ್ಡ ನಿದರ್ಶನಗಳಿವೆ ಮತ್ತು ಸತ್ಯಪರೀಕ್ಷೆಯನ್ನಂತೂ ನಾವು ಮಾಡಿಯೇ ತೀರುತ್ತೇವೆ.

إِنَّ فِي ذَلِكَ لَآيَاتٍ ۖ وَإِنْ كُنَّا لَمُبْتَلِينَ ﴿٣٠﴾

31. ಅವರ ತರುವಾಯ ನಾವು ಇನ್ನೊಂದು ಯುಗದ ಜನಾಂಗವನ್ನು ಎಬ್ಬಿಸಿದೆವು.
32. ಆ ಬಳಿಕ ಅವರಲ್ಲಿಗೆ ಅವರ ಜನಾಂಗದವರೇ ಆದ ಒಬ್ಬ ಸಂದೇಶವಾಹಕರನ್ನು ಕಳುಹಿಸಿದೆವು. (ಅವರು) ಅಲ್ಲಾಹನ ದಾಸ್ಯ-ಆರಾಧನೆ ಮಾಡಿರಿ. ನಿಮಗೆ ಅವನ ಹೊರತು ಇನ್ನಾವ ಆರಾಧ್ಯನೂ ಇಲ್ಲ. ನೀವೇನು ಭಯ ಪಡುವುದಿಲ್ಲವೇ? (ಎಂದು ಅವರಿಗೆ ಕರೆ ನೀಡಿದರು)
33. ಸತ್ಯವನ್ನು ನಿಷೇಧಿಸಿದವರೂ ಪರಲೋಕದ ಸಂದರ್ಶನವನ್ನು ಸುಳ್ಳಾಗಿಸಿದವರೂ ಲೌಕಿಕ ಜೀವನದಲ್ಲಿ ನಾವು ಸಂಪನ್ನಗೊಳಿಸಿದ್ದವರೂ ಆದ ಆ ಜನಾಂಗದ ಸರದಾರರು (ಹೀಗೆ) ಹೇಳತೊಡಗಿದರು- ಈತನು ನಿಮ್ಮಂತೆಯೇ ಇರುವ ಒಬ್ಬ ಮಾನವನಲ್ಲದೆ ಬೇರೇನೂ ಅಲ್ಲ. ನೀವು ತಿನ್ನುವುದನ್ನೇ ಇವನೂ ತಿನ್ನುತ್ತಾನೆ; ನೀವು ಕುಡಿಯುವುದನ್ನೇ ಇವನೂ ಕುಡಿಯುತ್ತಾನೆ.
34. ಈಗ ನೀವು ನಿಮ್ಮಂತೆಯೇ ಇರುವ ಒಬ್ಬ ಮಾನವನ ಆಜ್ಞಾನುಸರಣಿಯನ್ನು ಸ್ವೀಕರಿಸಿದರೆ ಖಂಡಿತವಾಗಿಯೂ ನೀವು ನಷ್ಟದಲ್ಲೇ ಇರುವಿರಿ.
35. ನೀವು ಸತ್ತು ಮಣ್ಣಾಗಿ ಹೋದ ಬಳಿಕ ಮತ್ತು ಅಸ್ಥಿಪಂಜರವಾಗಿ ಬಿಟ್ಟ ಬಳಿಕ ನೀವು (ಸಮಾಧಿಗಳಿಂದ) ಹೊರ ತೆಗೆಯಲ್ಪಡುವಿರೆಂದು ಇವನು ನಿಮಗೆ ತಿಳಿಸುತ್ತಿದ್ದಾನೆಯೇ?
36. ಅಸಾಧ್ಯ, ನಿಮಗೆ ನೀಡಲಾಗುತ್ತಿರುವ ಈ ವಾಗ್ದಾನ ತೀರಾ ಅಸಾಧ್ಯವಾದುದು.
37. ಜೀವನವೆಂದರೆ ಕೇವಲ ಈ ಲೋಕದ ಜೀವನವಲ್ಲದೆ ಮತ್ತೇನೂ ಇಲ್ಲ. ಇಲ್ಲೇ ನಾವು ಸಾಯಬೇಕಾಗಿದೆ, ಇಲ್ಲೇ ಬದುಕಬೇಕಾಗಿದೆ. ಖಂಡಿತವಾಗಿಯೂ ನಾವು ಎಬ್ಬಿಸಲ್ಪಡುವವರಲ್ಲ.
38. ಈತ ಅಲ್ಲಾಹನ ಹೆಸರಲ್ಲಿ ಬರಿಯ ಸುಳ್ಳು ಸೃಷ್ಟಿಸುತ್ತಿದ್ದಾನೆ. ನಾವೆಂದಿಗೂ ಇವನನ್ನು ನಂಬುವವರಲ್ಲ.
39. ಸಂದೇಶವಾಹಕರು ಹೇಳಿದರು, "ನನ್ನ ಪ್ರಭೂ, ಇವರು ನನ್ನನ್ನು ಸುಳ್ಳಾಗಿಸಿರುವುದರಿಂದ ಈಗ ನೀನೇ ನನಗೆ ಸಹಾಯ ಮಾಡು."

ثُمَّ أَنشَأْنَا مِنْ بَعْدِهِمْ قَرْنًا آخَرِينَ ﴿٣١﴾

فَأَرْسَلْنَا فِيهِمْ رَسُولًا مِنْهُمْ أَنْ
اعْبُدُوا اللَّهَ مَا لَكُمْ مِنْ إِلَهٍ غَيْرُهُ
آفَلَا تَتَّقُونَ ﴿٣٢﴾

وَقَالَ الْمَلَأُ مِنَ الَّذِينَ كَفَرُوا
وَكَذَّبُوا بِلِقَاءِ الْآخِرَةِ وَأَتْرَفْنَاهُمْ فِي
الْحَيَاةِ الدُّنْيَا "مَا هَذَا إِلَّا بَشَرٌ مِثْلُكُمْ
يَأْكُلُ مِمَّا تَأْكُلُونَ مِنْهُ وَيَشْرَبُ
مِمَّا تَشْرَبُونَ ﴿٣٣﴾

وَلَكِنْ أَطَعْتُم بَشَرًا مِثْلَكُمْ وَإِنَّكُمْ
إِذَا الْخُسْرُونَ ﴿٣٤﴾

أَيَعِدْكُمْ أَنْكُمْ إِذَا مِتُّمْ وَكُنْتُمْ
تُرَابًا وَعِظَامًا أَنْكُمْ مُخْرَجُونَ ﴿٣٥﴾

هِيَ هَاتِ هَاتِ لِمَا تُوْعَدُونَ ﴿٣٦﴾

إِنْ هِيَ إِلَّا حَيَاتُنَا الدُّنْيَا نَمُوتُ وَنَحْيَا
وَمَا نَحْنُ بِبَعُوثِينَ ﴿٣٧﴾

إِنْ هُوَ إِلَّا رَجُلٌ افْتَرَى عَلَى اللَّهِ
كَذِبًا وَمَا نَحْنُ لَهُ بِمُؤْمِنِينَ ﴿٣٨﴾

قَالَ رَبِّ انصُرْنِي بِمَا كَذَّبْتَنِي ﴿٣٩﴾

40. ಉತ್ತರ ಬಂತು: "ಇವರು ತಮ್ಮ ಕರ್ಮಗಳಿಗಾಗಿ ಪಶ್ಚಾತ್ತಾಪ ಪಡುವ ಸಮಯ ಸಮೀಪಿಸಿದೆ." قَالَ عَمَّا قَلِيلٍ لَيُصْبِحُنَّ نَادِمِينَ ﴿٤٠﴾
41. ಕೊನೆಗೆ ಸಂಪೂರ್ಣ ನ್ಯಾಯದೊಂದಿಗೆ ಒಂದು ಮಹಾ ಕೋಲಾಹಲವು ಅವರನ್ನು ಬಿಗಿಹಿಡಿದು ಬಿಟ್ಟಿತು ಮತ್ತು ನಾವು ಅವರನ್ನು ಕಸವನ್ನಾಗಿ ಮಾಡಿ ಒಗೆದು ಬಿಟ್ಟೆವು. ಅಕ್ರಮಿ ಜನಾಂಗ ತೊಲಗಲಿ! فَأَخَذَتْهُمُ الصَّيْحَةُ بِالْحَقِّ فَجَعَلْنَاهُمْ غُرَابًا فَبُعِدَ اللَّقَوْمِ الظَّالِمِينَ ﴿٤١﴾
42. ತರುವಾಯ ನಾವು ಅವರ ಬಳಿಕ ಇತರ ಜನಾಂಗಗಳನ್ನು ಎಬ್ಬಿಸಿದೆವು. ثُمَّ أَنشَأْنَا مِنْ بَعْدِهِمْ قُرُونًا آخَرِينَ ﴿٤٢﴾
43. ಯಾವ ಜನಾಂಗವೂ ತನ್ನ ಅವಧಿಗಿಂತ ಮುಂಚೆ ಕೊನೆಗೊಳ್ಳಲೂ ಇಲ್ಲ ಆ ಬಳಿಕ ಉಳಿಯಲೂ ಇಲ್ಲ. مَا سِيقُوا مِنَ آمَنَةٍ أَجْلَهَا وَمَا يَسْتَأْخِرُونَ ﴿٤٣﴾
44. ತರುವಾಯ ನಾವು ನಿರಂತರವಾಗಿ ನಮ್ಮ ಸಂದೇಶವಾಹಕರನ್ನು ಕಳುಹಿಸಿದೆವು. ಯಾವೆಲ್ಲ ಜನಾಂಗಗಳ ಬಳಿಗೆ ಅದರ ಸಂದೇಶವಾಹಕರು ಬಂದರೋ ಆ ಎಲ್ಲಾ ಜನಾಂಗಗಳು ತಮ್ಮ ಸಂದೇಶವಾಹಕರನ್ನು ಸುಳ್ಳಾಗಿಸಿ ಬಿಟ್ಟವು ಮತ್ತು ನಾವು ಒಂದರ ಹಿಂದೆ ಇನ್ನೊಂದರಂತೆ ಆ ಜನಾಂಗಗಳನ್ನು ನಾಶ ಮಾಡುತ್ತಾ ಹೋದೆವು. ಹೀಗೆ ಅವರನ್ನು ನಾವು ಕೇವಲ ಕಥೆಯಾಗಿ ಮಾಡಿಬಿಟ್ಟೆವು. ಶಾಪವಿರಲಿ, ವಿಶ್ವಾಸವಿರಿಸದ ಜನಾಂಗಗಳಿಗೆ. ثُمَّ أَرْسَلْنَا رُسُلَنَا تَتْرًا كُلَّمَا جَاءَ أُمَّةً رُسُلُهُمْ كَذَّبُوهُ فَاتَّبَعْنَا بعضَهُمْ بِبَعْضٍ وَجَعَلْنَاهُمْ أَحَادِيثَ فَبُعِدَ اللَّقَوْمِ لَا يُؤْمِنُونَ ﴿٤٤﴾
45. ಅನಂತರ ನಾವು ಮೂಸಾ ಮತ್ತು ಅವರ ಸಹೋದರ ಹಾರೂನರನ್ನು ನಮ್ಮ ನಿರ್ದೇಶನಗಳೊಂದಿಗೆ ಹಾಗೂ ಸುವ್ಯಕ್ತ ಪ್ರಮಾಣ ಸಹಿತ ಫಿರಾಫಿನನ ಹಾಗೂ ಅವನ ಆಸ್ಥಾನಿಕರ ಕಡೆಗೆ ಕಳುಹಿಸಿದೆವು. ثُمَّ أَرْسَلْنَا مُوسَىٰ وَأَخَاهُ هَارُونَ بِآيَاتِنَا وَسُلْطٰنٍ مُّبِينٍ ﴿٤٥﴾
46. ಆದರೆ ಅವರು ಅಹಂಕಾರ ತೋರಿದರು. ಅವರೊಂದು ಉದ್ಭಟ ಜನಾಂಗವಾಗಿದ್ದರು. إِلَىٰ فِرْعَوْنَ وَ مَلَأٰهُ فَاسْتَكْبَرُوا وَكَانُوا قَوْمًا عَالِينَ ﴿٤٦﴾
47. ಅವರು ಹೀಗೆಂದರು- "ನಾವು ನಮ್ಮಂತೆಯೇ ಇರುವ ಇಬ್ಬರ ಮೇಲೆ ವಿಶ್ವಾಸವಿರಿಸಬೇಕೆ? ಅದರಲ್ಲೂ, ಅವರು ನಮ್ಮ ದಾಸ್ಯದಲ್ಲಿರುವ ಜನಾಂಗದವರು." فَقَالُوا إِنَّا نؤْمِنُ لِبَشَرَيْنِ مِثْلِنَا وَقَوْمُهُمَا لَنَا عِدُوْنَ ﴿٤٧﴾
48. ಆ ಪ್ರಕಾರ ಅವರು ಇಬ್ಬರನ್ನೂ ಸುಳ್ಳಾಗಿಸಿಬಿಟ್ಟರು ಮತ್ತು ನಾಶ ಹೊಂದುವವರಲ್ಲಿ ಸೇರಿ ಹೋದರು. فَكَذَّبُوهُمَا فَكَانُوا مِنَ الْمُهْلَكِينَ ﴿٤٨﴾

49. ಜನರು ಸನ್ಮಾರ್ಗದರ್ಶನ ಪಡೆಯಲೆಂದು ಮೂಸಾರಿಗೆ ನಾವು ಗ್ರಂಥವನ್ನು ದಯಪಾಲಿಸಿದೆವು.
50. ಮರ್ಯಮರ ಪುತ್ರ (ಈಸಾ) ಮತ್ತು ಅವರ ಮಾತೆಯನ್ನು ನಾವು ಒಂದು ನಿದರ್ಶನವನ್ನಾಗಿ ಮಾಡಿದೆವು ಮತ್ತು ಅವರನ್ನು ಒಂದು ಉನ್ನತ ಪೀಠಭೂಮಿಯಲ್ಲಿರಿಸಿದೆವು. ಅದು ನೆಮ್ಮದಿಯ ಸ್ಥಾನವಾಗಿತ್ತು. ಅದರಲ್ಲಿ ಚಿಲುಮೆಗಳು ಹರಿಯುತ್ತಿದ್ದವು.
51. ಸಂದೇಶವಾಹಕರುಗಳೇ! ಶುದ್ಧ ವಸ್ತುಗಳನ್ನು ಉಣ್ಣಿರಿ ಮತ್ತು ಸತ್ಕರ್ಮಗಳನ್ನು ಮಾಡಿರಿ. ನಿಶ್ಚಯವಾಗಿಯೂ ನೀವು ಮಾಡುವ ದೆಲ್ಲವನ್ನೂ ನಾನು ಚೆನ್ನಾಗಿ ಅರಿಯುತ್ತೇನೆ.
52. ಮತ್ತು ನಿಶ್ಚಯವಾಗಿಯೂ ನಿಮ್ಮ ಈ ಸಮುದಾಯವು ಒಂದೇ ಸಮುದಾಯವಾಗಿದೆ ಮತ್ತು ನಾನು ನಿಮ್ಮ ಪ್ರಭುವಾಗಿರುತ್ತೇನೆ. ಆದುದರಿಂದ ನನ್ನನ್ನೇ ಭಯಪಡಿರಿ.
53. ಆದರೆ ಆ ಬಳಿಕ ಜನರು ತಮ್ಮ ಧರ್ಮವನ್ನು ಪರಸ್ಪರ ತುಂಡು ತುಂಡು ಮಾಡಿಬಿಟ್ಟರು. ಪ್ರತಿಯೊಂದು ವರ್ಗವೂ ತನ್ನ ಬಳಿ ಇರುವುದರಲ್ಲೇ ಮಗ್ನವಾಗಿದೆ.
54. ಸರಿ, ಹಾಗಾದರೆ ಅವರನ್ನು ಬಿಟ್ಟುಬಿಡಿರಿ. ಒಂದು ನಿಶ್ಚಿತ ಅವಧಿಯ ವರೆಗೆ ತಮ್ಮ ಅನಾಸ್ಥೆಯಲ್ಲಿ ಬಿದ್ದಿರಲಿ.
- 55-56. ನಾವು ಇವರಿಗೆ ಸಂತಾನ-ಸಂಪತ್ತುಗಳ ಮೂಲಕ ಸಹಾಯ ಮಾಡುತ್ತಿರುವುದನ್ನು, ಇವರು ತಮಗೆ ಒಳಿತುಗಳನ್ನು ಕೊಡುವುದರಲ್ಲೇ ನಾವು ನಿರತರಾಗಿದ್ದೇವೆಂದು ತಿಳಿಯುತ್ತಿದ್ದಾರೆಯೇ? ಇಲ್ಲ. ಅವರಿಗೆ ಇದರ ವಾಸ್ತವಿಕತೆಯ ಪ್ರಜ್ಞೆ ಇಲ್ಲ.
57. ವಾಸ್ತವದಲ್ಲಿ ತಮ್ಮ ಪ್ರಭುವಿನ ಭಯದಿಂದ ಭೀತರಾಗಿರುವವರು,
58. ತಮ್ಮ ಪ್ರಭುವಿನ ನಿದರ್ಶನಗಳ ಮೇಲೆ ವಿಶ್ವಾಸವಿರಿಸುವವರು,
59. ತಮ್ಮ ಪ್ರಭುವಿನೊಂದಿಗೆ ಯಾರನ್ನೂ ಭಾಗೀದಾರರಾಗಿ ಮಾಡದವರು-
60. ಮತ್ತು ಕೊಡುವುದನ್ನು ಕೊಟ್ಟು ತಮ್ಮ ಪ್ರಭುವಿನ ಕಡೆಗೆ

وَلَقَدْ آتَيْنَا مُوسَى الْكِتَابَ
لَعَلَّهُمْ يَهْتَدُونَ ﴿٤٩﴾

وَجَعَلْنَا ابْنَ مَرْيَمَ وَأُمَّهُ آيَةً
وَآوَيْنَاهُمَا إِلَى رَبْوَةٍ ذَاتِ قَرَارٍ
وَمَعِينٍ ﴿٥٠﴾

يَا أَيُّهَا الرُّسُلُ كُلُّ مِنَ الطَّيِّبَاتِ
وَأَعْمَلُوا صَالِحًا إِنِّي بِمَا تَعْمَلُونَ عَلِيمٌ ﴿٥١﴾

وَإِنَّ هَذِهِ أُمَّتُكُمْ أُمَّةً وَاحِدَةً وَأَنَا
رَبُّكُمْ فَاتَّقُونِ ﴿٥٢﴾

فَتَقَطَّعُوا أَمْرَهُمْ بَيْنَهُمْ زُبُرًا كُلٌّ
حِزْبٌ بِمَا لَدَيْهِمْ فَرِحُونَ ﴿٥٣﴾

فَذَرَهُمْ فِي عَمْرَتِهِمْ حَتَّىٰ حِينٍ ﴿٥٤﴾

أَيُّصَابُونَ أَنَا نَسَبُكُمْ بِهِ مِنْ
مَالٍ وَبَنِينَ ﴿٥٥﴾

سَارِعُ لَهُمْ فِي الْخَيْرَاتِ بَلْ لَا يَشْعُرُونَ ﴿٥٦﴾

إِنَّ الَّذِينَ هُمْ مِنْ خَشْيَةِ رَبِّهِمْ
مُشْفِقُونَ ﴿٥٧﴾

وَالَّذِينَ هُمْ بِآيَاتِ رَبِّهِمْ يُؤْمِنُونَ ﴿٥٨﴾

وَالَّذِينَ هُمْ بِرَبِّهِمْ لَا يُشْرِكُونَ ﴿٥٩﴾

وَالَّذِينَ يُؤْتُونَ مَا آتَوْا وَقُلُوبُهُمْ

- ಮರಳಲಿಕ್ಕಿದೆಯೆಂಬ ಪ್ರಜ್ಞೆಯಿಂದ ಕಂಪಿಸುತ್ತಿರುವ ಹೃದಯ ಗಳಿರುವವರು.
61. ಅವರೇ ಒಳಿತುಗಳ ಕಡೆಗೆ ಧಾವಿಸುವವರು ಮತ್ತು ಸ್ಪರ್ಧಿಸಿ ಅವುಗಳನ್ನು ಪಡೆದುಕೊಳ್ಳುವವರು.
62. ನಾವು ಯಾವ ವ್ಯಕ್ತಿಗೂ ಅವನ ಶಕ್ತಿಗೆ ವಿರಿದ ಕಷ್ಟ ಕೊಡುವು ದಿಲ್ಲ. ನಮ್ಮ ಬಳಿಯಲ್ಲೊಂದು ಗ್ರಂಥವಿದೆ. ಅದು (ಪ್ರತಿಯೊಬ್ಬನ ವಿಷಯವನ್ನು) ನಿಖರವಾಗಿ ತಿಳಿಸಿ ಬಿಡುವಂತಹದ್ದಾಗಿದೆ.⁷ ಹೇಗಿದ್ದರೂ ಜನರ ಮೇಲೆ ಅಕ್ರಮವೆಸಗಲಾಗದು.
63. ಆದರೆ ಇವರು ಈ ವಿಷಯದ ಬಗ್ಗೆ ಅಜ್ಜರಾಗಿದ್ದಾರೆ ಮತ್ತು ಇವರ ಕರ್ಮಗಳು (ಮೇಲೆ ಹೇಳಲಾಗಿರುವ) ಆ ಕ್ರಮದಿಂದ ಭಿನ್ನವಾಗಿವೆ.
64. ನಾವು ಅವರ ವಿಲಾಸಪ್ರಿಯರನ್ನು ಯಾತನೆಯಲ್ಲಿ ಹಿಡಿದು ಬಿಟ್ಟರೆ ಅವರು ರೋದಿಸುವ ವರೆಗೂ (ತಮ್ಮ ಈ ಕೃತ್ಯವನ್ನು) ಮಾಡುತ್ತಲೇ ಸಾಗುವರು.
65. ಈಗ ನಿಲ್ಲಿಸಿರಿ ನಿಮ್ಮ ಗೋಳಾಟವನ್ನು- ನಮ್ಮ ಕಡೆಯಿಂದ ನಿಮಗಿನ್ನು ಯಾವ ಸಹಾಯವೂ ಸಿಗಲಾರದು.
66. ನನ್ನ ವಚನಗಳನ್ನು ನಿಮಗೆ ಓದಿ ಹೇಳುತ್ತಿದ್ದಾಗ ನೀವು (ಸಂದೇಶವಾಹಕರ ಸ್ವರ ಕೇಳಿದೊಡನೆ) ಹಿಂದಿರುಗಿ ಓಡುತ್ತಿದ್ದಿರಿ.
67. ನಿಮ್ಮ ಅಹಂಕಾರದಿಂದಾಗಿ ಅವರನ್ನು ಕಡೆಗಣಿಸುತ್ತಿದ್ದಿರಿ. ನಿಮ್ಮ ಪಡಸಾಲೆಗಳಲ್ಲಿ ಅವರ ಬಗ್ಗೆ ಅಸಂಬದ್ಧ ಮಾತುಗಳನ್ನಾಡುತ್ತಿದ್ದಿರಿ.
68. ಇವರೆಂದೂ ಈ ವಚನದ ಬಗ್ಗೆ ವಿವೇಚಿಸಲಿಲ್ಲವೇ? ಅಥವಾ ಇವರ ಪೂರ್ವಜರ ಬಳಿಗೆ ಎಂದೂ ಬಂದಿರದಂತಹ ವಿಷಯ ವನ್ನೇನಾದರೂ ಅವರು ತಂದಿರುವರೇ?
69. ಅಥವಾ ಇವರಿಗೆ ತಮ್ಮ ಸಂದೇಶವಾಹಕರ ಪರಿಚಯ
- وَجِلَّةٌ أَنَّهُمْ إِلَىٰ رَبِّهِمْ رَاجِعُونَ ﴿٦١﴾
 أُولَٰئِكَ يُسْرِعُونَ فِي الْخَيْرَاتِ وَهُمْ لَهَا سَابِقُونَ ﴿٦٢﴾
 وَلَا نُكَفِّرُ نَفْسًا إِلَّا وُسْعَهَا وَ لَدَيْنَا كِتَابٌ يَتَّبِعُنَّ بِالْحَقِّ وَهُمْ لَا يُظْلَمُونَ ﴿٦٣﴾
 بَلْ كُتِبَ لَهُمْ فِي غَمْرَةٍ مِّنْ هَٰذَا وَ لَهُمْ أَعْمَالٌ مِّنْ دُونِ ذَٰلِكَ هُمْ لَهَا عَابِدُونَ ﴿٦٤﴾
 حَتَّىٰ إِذَا آخَذْنَا مِيثَاقَهُمْ بِالْعَذَابِ إِذَا هُمْ يَجْعَرُونَ ﴿٦٥﴾
 لَا تَجْعَرُوا الْيَوْمَ إِنَّكُمْ مِنَّا لَا تَتَصَرُّونَ ﴿٦٦﴾
 قَدْ كَانَتْ آيَتِي تُشَلَّىٰ عَلَيْكُمْ فَكُنْتُمْ عَلَىٰ أَعْقَابِكُمْ تُنكِرُونَ ﴿٦٧﴾
 مُسْتَكْبِرِينَ ۖ بِهِ سِمِيرًا تَهْجُرُونَ ﴿٦٨﴾
 أَقَلَّمُ يَدَ بَرِّوَا الْقَوْلَ أَمْ جَاءَهُمْ مَا كَمْ يَأْتِ آبَاءَهُمُ الْأَوَّلِينَ ﴿٦٩﴾
 أَمْ لَمْ يَعْرِفُوا رَسُولَهُمْ فَهُمْ لَٰ

7. ಅರ್ಥಾತ್- ಪ್ರತಿಯೊಬ್ಬ ವ್ಯಕ್ತಿಯ ಕರ್ಮಪತ್ರ. ಅದರಲ್ಲಿ ಅವನ ಪ್ರತಿಯೊಂದು ಕರ್ಮವೂ ದಾಖಲಿಸಲ್ಪಟ್ಟಿದೆ.

<p>ಇರಲಿಲ್ಲವೇ? (ಅಪರಿಚಿತ ವ್ಯಕ್ತಿಯಾದ ಕಾರಣ) ಅವರನ್ನು ನಿರಾಕರಿಸುತ್ತಿರುವರೇ?</p>	<p>مُنْكَرُونَ ﴿١٦﴾</p>
<p>70. ಅಥವಾ ಅವರಿಗೆ ಹುಚ್ಚು ಹಿಡಿದಿದೆ ಎಂದು ಇವರು ಹೇಳುತ್ತಿರುವರೇ? ಇಲ್ಲ; ವಾಸ್ತವದಲ್ಲಿ ಅವರು ಸತ್ಯವನ್ನೇ ತಂದಿದ್ದಾರೆ ಮತ್ತು ಸತ್ಯವೇ ಅವರಲ್ಲಿ ಹೆಚ್ಚಿನವರಿಗೆ ಅಪ್ರಿಯವಾಗಿದೆ.</p>	<p>أَمْ يَقُولُونَ بِهِ جِنَّةٌ بَلْ جَاءَهُمُ بِالْحَقِّ وَآكَرَّهُمُ لِلْحَقِّ كَرَهُونَ ﴿١٧﴾</p>
<p>71. ಒಂದು ವೇಳೆ ಸತ್ಯವು ಅವರ ಚಿತ್ತಾಕಾಂಕ್ಷೆಗಳನ್ನು ಹಿಂಬಾಲಿಸುತ್ತಿದ್ದರೆ ಭೂಮಿ-ಆಕಾಶಗಳ ಮತ್ತು ಅವುಗಳಲ್ಲಿರುವ ಸಕಲ ವಸ್ತುಗಳ ವ್ಯವಸ್ಥೆಯು ಅಸ್ತವ್ಯಸ್ತವಾಗಿ ಬಿಡುತ್ತಿತ್ತು. ಇಲ್ಲ, ವಾಸ್ತವದಲ್ಲಿ ನಾವು ಅವರ ಸ್ವಂತ 'ಬೋಧನೆ'ಯನ್ನೇ ಅವರ ಬಳಿಗೆ ತಂದಿದ್ದೇವೆ ಮತ್ತು ಅವರು ತಮ್ಮ 'ಬೋಧನೆ'ಯಿಂದ ವಿಮುಖರಾಗುತ್ತಿದ್ದಾರೆ.</p>	<p>وَلَوْ اتَّبَعَ الْحَقُّ أَهْوَاءَهُمْ لَفَسَدَتِ السَّمَوَاتُ وَالْأَرْضُ وَمَنْ فِيهِنَّ بَلْ آتَيْنَاهُمْ بِذِكْرِهِمْ فَهُمْ عَنْ ذِكْرِهِمْ مُعْرِضُونَ ﴿١٨﴾</p>
<p>72. ನೀವು ಅವರಿಂದೇನಾದರೂ ಬೇಡುತ್ತಿರುವಿರಾ? ನಿಮಗಂತೂ ನಿಮ್ಮ ಪ್ರಭುವಿನ ಕೊಡುಗೆಯೇ ಶ್ರೇಷ್ಠವಾಗಿದೆ ಮತ್ತು ಅವನು ಅತ್ಯುತ್ತಮ ಅನ್ನದಾತನಾಗಿದ್ದಾನೆ.</p>	<p>أَمْ تَسْأَلُهُمْ خَرْجًا فَخَرَاجُ رَبِّكَ خَيْرٌ وَهُوَ خَيْرُ الرَّازِقِينَ ﴿١٩﴾</p>
<p>73. ನೀವಂತು ಅವರನ್ನು ಸನ್ಮಾರ್ಗದ ಕಡೆಗೆ ಕರೆಯುತ್ತಿರುವಿರಿ.</p>	<p>وَإِنَّكَ لَتَدْعُوهُمْ إِلَى صِرَاطٍ مُسْتَقِيمٍ ﴿٢٠﴾</p>
<p>74. ಆದರೆ, ಪರಲೋಕದ ಮೇಲೆ ವಿಶ್ವಾಸವಿರಿಸದವರು ಸನ್ಮಾರ್ಗದಿಂದ ಸರಿದು ನಡೆಯಲಿಚ್ಛಿಸುತ್ತಾರೆ.</p>	<p>وَإِنَّ الَّذِينَ لَا يُؤْمِنُونَ بِالْآخِرَةِ عَنِ الصِّرَاطِ لَنُكَرِبُونَ ﴿٢١﴾</p>
<p>75. ನಾವು ಇವರ ಮೇಲೆ ದಯೆ ತೋರಿದರೆ ಹಾಗೂ ಇವರು ಇಂದು ಸಿಲುಕಿ ಬಿದ್ದಿರುವ ಸಂಕಷ್ಟವನ್ನು* ದೂರೀಕರಿಸಿದರೆ ಇವರು ತಮ್ಮ ಉದ್ವಿಗ್ನತನದಲ್ಲಿ ಸಂಪೂರ್ಣ ದಾರಿಗಡುವರು.</p>	<p>وَلَوْ رَحِمْنَاهُمْ وَكَشَفْنَا مَا بِهِمْ مِنْ ضُرٍّ لَلْجُؤُا فِي طُغْيَانِهِمْ يَعْمَهُونَ ﴿٢٢﴾</p>
<p>76. ಇವರ ಅವಸ್ಥೆಯೇನೆಂದರೆ ನಾವು ಇವರನ್ನು ಕಷ್ಟಕ್ಕೀಡು ಮಾಡಿದೆವು. ಆದರೂ ಇವರು ತಮ್ಮ ಪ್ರಭುವಿನ ಮುಂದೆ ಬಾಗಲಿಲ್ಲ ಮತ್ತು ವಿನಮ್ರತೆ ತೋರಲಿಲ್ಲ.</p>	<p>وَلَقَدْ أَخَذَ اللَّهُم بِالْعَذَابِ فَمَا اسْتَكَانُوا لِرَبِّهِمْ وَمَا يَتَضَرَّعُونَ ﴿٢٣﴾</p>
<p>77. ಕೊನೆಗೆ ನಾವು ಅವರ ಪಾಲಿಗೆ ಕಠಿಣ ಯಾತನೆಯ ಬಾಗಿಲನ್ನು ತೆರೆದು ಬಿಟ್ಟಾಗ, ಇವರು ಆ ಸ್ಥಿತಿಯಲ್ಲಿ ಪ್ರತಿಯೊಂದು ಶುಭದ ಬಗ್ಗೆ ಹಠಾತ್ತನೆ ನಿರಾಶರಾಗಿರುವುದನ್ನು ನೀವು ಕಾಣುವಿರಿ.</p>	<p>حَتَّىٰ إِذَا فَتَحْنَا عَلَيْهِم بَابًا ذَا عَذَابٍ شَدِيدٍ إِذَا هُمْ فِيهِ مُبْلِسُونَ ﴿٢٤﴾</p>

8. ಅರ್ಥಾತ್- ಪ್ರವಾದಿವರ್ಯರ(ಸ) ಪ್ರವಾದಿತ್ವದ ನಂತರ ಕೆಲವು ವರ್ಷಗಳ ಕಾಲ ಮುಂದುವರಿದಿದ್ದ ಕ್ಷಾಮ.

78. ನಿಮಗೆ ಶ್ರವಣಶಕ್ತಿ, ದೃಶ್ಯಶಕ್ತಿ ಮತ್ತು ವಿಚಾರ ಮಾಡಲು ಮನಸ್ಸು ನೀಡಿದವನು ಅಲ್ಲಾಹನೇ ತಾನೇ. ಆದರೆ ನೀವು ಅಲ್ಲವೇ ಕೃತಜ್ಞರಾಗುತ್ತೀರಿ. وَهُوَ الَّذِي أَنْشَأَ لَكُمُ السَّمْعَ وَالْأَبْصَارَ
وَالْأَفْئِدَةَ قَلِيلًا مَّا تَشْكُرُونَ ﴿٧٨﴾
79. ನಿಮ್ಮನ್ನು ಭೂಮಿಯ ಮೇಲೆ ಹಬ್ಬಿಸಿ ಬಿಟ್ಟವನೂ ಅವನೇ. ಕೊನೆಗೆ ನೀವು ಅವನ ಕಡೆಗೇ ಒಟ್ಟುಗೂಡಿಸಲ್ಪಡುವಿರಿ. وَهُوَ الَّذِي ذَرَأَكُمْ فِي الْأَرْضِ وَإِلَيْهِ
تُحْشَرُونَ ﴿٧٩﴾
80. ಅವನೇ ಜೀವ ನೀಡುತ್ತಾನೆ ಮತ್ತು ಅವನೇ ಮರಣ ಕೊಡುತ್ತಾನೆ. ರಾತ್ರಿ-ಹಗಲುಗಳ ಅವರ್ತನವು ಅವನದೇ ಹಿಡಿತದಲ್ಲಿದೆ. ನಿಮಗೆ ಇದು ಅರ್ಥವಾಗುವುದಿಲ್ಲವೇ? وَهُوَ الَّذِي يُحْيِي وَيُمِيتُ وَلَهُ اخْتِلَافُ
الْيَلِيلِ وَالنَّهَارِ أَفَلَا تَعْقِلُونَ ﴿٨٠﴾
81. ಆದರೆ ಇವರು ಇವರ ಪೂರ್ವಜರು ಹೇಳಿದ್ದುದನ್ನೇ ಹೇಳುತ್ತಾರೆ- بَلْ قَالُوا مِثْلَ مَا قَالَ الْأَوَّلُونَ ﴿٨١﴾
82. "ನಾವು ಸತ್ತು ಮಣ್ಣು ಮತ್ತು ಅಸ್ಥಿಪಂಜರವಾಗಿ ಬಿಟ್ಟು ಬಳಿಕ ನಮ್ಮನ್ನು ಪುನಃ ಜೀವಂತಗೊಳಿಸಿ ಎಬ್ಬಿಸಲಾದೀತೇ? قَالُوا إِذَا إِذَا مِتْنَا وَكُنَّا تُرَابًا وَعِظَامًا
ءَأِنَّا لَمَبْعُوثُونَ ﴿٨٢﴾
83. ಈ ವಾಗ್ದಾನಗಳನ್ನು ನಾವು ತುಂಬಾ ಕೇಳಿದ್ದೇವೆ ಮತ್ತು ನಮಗಿಂತ ಮುಂಚೆ ನಮ್ಮ ಪೂರ್ವಜರೂ ಕೇಳುತ್ತಲೇ ಬಂದಿದ್ದಾರೆ. ಇವೆಲ್ಲ ಹಳೆಯ ಕಟ್ಟುಕತೆಗಳಲ್ಲದೆ ಇನ್ನೇನೂ ಅಲ್ಲ" ಎಂದು ಇವರು ಹೇಳುತ್ತಾರೆ. لَقَدْ وَعَدْنَا نَحْنُ وَآبَاؤَنَا هَذَا مِنْ
قَبْلُ إِنْ هَذَا إِلَّا آسَاطِيرُ الْأَوَّلِينَ ﴿٨٣﴾
84. "ನೀವು ಬಲ್ಲವರಾಗಿದ್ದರೆ ಈ ಭೂಮಿ ಮತ್ತು ಇದರೊಳಗಿರುವುದೆಲ್ಲವೂ ಯಾರದೆಂದು ಹೇಳಿರಿ" ಎಂದು ಅವರೊಡನೆ ಕೇಳಿರಿ. قُلْ لِمَنِ الْأَرْضُ وَمَنْ فِيهَا
إِنْ كُنْتُمْ تَعْلَمُونَ ﴿٨٤﴾
85. ಅವರು ಖಂಡಿತವಾಗಿಯೂ 'ಅಲ್ಲಾಹನದು' ಎನ್ನುವರು. "ಹಾಗಾದರೆ ನೀವು ಪ್ರಜ್ಞಾವಂತರಾಗುವುದಿಲ್ಲವೇ?" ಎಂದು ಕೇಳಿರಿ. سَيَقُولُونَ لِلَّهِ قُلْ أَفَلَا تَذَكَّرُونَ ﴿٨٥﴾
86. ಸಪ್ತಗನಗಳ ಮತ್ತು ಮಹಾ ಸಿಂಹಾಸನದ ಒಡೆಯನಾರೆಂದು ಇವರನ್ನು ಕೇಳಿರಿ. قُلْ مَنْ رَبُّ السَّمَوَاتِ السَّبْعِ وَ
رَبُّ الْعَرْشِ الْعَظِيمِ ﴿٨٦﴾
87. ಅವರು ಖಂಡಿತವಾಗಿಯೂ 'ಅಲ್ಲಾಹನೇ' ಎನ್ನುವರು. ಹಾಗಾದರೆ ನೀವೇಕೆ ಭಯಪಡುವುದಿಲ್ಲವೆಂದು ಕೇಳಿರಿ. سَيَقُولُونَ لِلَّهِ قُلْ أَفَلَا تَتَّقُونَ ﴿٨٧﴾
88. ಅವರೊಡನೆ ಕೇಳಿರಿ; "ಸಕಲ ವಸ್ತುಗಳ ಮೇಲೆ ಯಾರ ಪ್ರಭುತ್ವವಿದೆ? ಎಲ್ಲರಿಗೂ ಆಶ್ರಯ ನೀಡುವವನೂ ಅವನ ವಿರುದ್ಧ قُلْ مَنْ مِّنْ بِيَدِهِ مَكْرُوتٌ كُلِّ شَيْءٍ
وَ هُوَ يُجِيرُ وَلَا يُجَارُ عَلَيْهِ إِنْ

<p>ಆಶ್ರಯ ನೀಡಲು ಯಾರಿಗೂ ಸಾಧ್ಯವಿಲ್ಲದಂತಹವನೂ ಯಾರು? ನಿಮಗೆ ಗೊತ್ತಿದ್ದರೆ ಹೇಳಿರಿ."</p>	<p>﴿كُنْتُمْ تَعْمُونَ﴾⁸⁸</p>
<p>89. ಅವರು ಖಂಡಿತವಾಗಿಯೂ "ಈ ಗುಣಗಳು ಅಲ್ಲಾಹನಿಗೇ ಇವೆ" ಎಂದು ಹೇಳುವರು. "ಹಾಗಾದರೆ ನೀವು ಮೋಸ ಹೋಗುವುದು ಹೇಗೆ?" ಎಂದು ಕೇಳಿರಿ.</p>	<p>﴿سَيَقُولُونَ لِلَّهِ قُلُوبٌ فَأَنَّى نُسْحَرُونَ﴾⁸⁹</p>
<p>90. ಸತ್ಯವೇನಿದೆಯೋ ಅದನ್ನು ನಾವು ಅವರ ಮುಂದೆ ತಂದಿದ್ದೇವೆ. ಇವರು ಸುಳ್ಳುಗಾರರೆಂಬುದರಲ್ಲಿ ಏನೂ ಸಂಶಯವಿಲ್ಲ.⁹</p>	<p>﴿بَلْ أَتَيْنَاهُم بِالْحَقِّ وَإِنَّهُمْ لَكَاذِبُونَ﴾⁹⁰</p>
<p>91. ಅಲ್ಲಾಹನು ಯಾರನ್ನೂ ತನ್ನ ಮಕ್ಕಳನ್ನಾಗಿ ಮಾಡಿಲ್ಲ.¹⁰ ಅವನ ಜತೆ ಇನ್ನೊಬ್ಬ ದೇವನೂ ಇಲ್ಲ. ಹಾಗಿರುತ್ತಿದ್ದರೆ ಪ್ರತಿಯೊಬ್ಬ ದೇವನೂ ತನ್ನ ಸೃಷ್ಟಿಯನ್ನು ತೆಗೆದು ಕೊಂಡು ಬೇರೆ ಹೋಗಿ ಬಿಡುತ್ತಿದ್ದನು. ಆ ಬಳಿಕ ಅವರು ಒಬ್ಬರ ಮೇಲೆ ಇನ್ನೊಬ್ಬರು ಆಕ್ರಮಣ ನಡೆಸುತ್ತಿದ್ದರು. ಇವರು ಆಡುವ ಮಾತುಗಳಿಂದೆಲ್ಲಾ ಅಲ್ಲಾಹನು ಪರಿಶುದ್ಧನಾಗಿರುತ್ತಾನೆ.</p>	<p>﴿مَا آتَاكَ اللَّهُ مِنْ وَلَدٍ وَمَا كَانَ مَعَهُ مِنْ إِلَهٍ إِذْ أَذَّاهَبَ كُلَّ إِلَهٍ بِمَا خَلَقَ وَلَعَلَّ بَعْضُهُمْ عَلَى بَعْضٍ سُبْحَانَ اللَّهِ عَمَّا يُصِفُونَ﴾⁹¹</p>
<p>92. ಅವನು ರಹಸ್ಯವಾಗಿರುವುದನ್ನೂ ಬಹಿರಂಗ ವಾಗಿರುವುದನ್ನೂ ಬಲ್ಲವನು. ಇವರು ಮಾಡುತ್ತಿರುವ 'ದೇವಸಹಭಾಗಿತ್ವ'ದಿಂದ ಅವನು ಉನ್ನತನಾಗಿರುತ್ತಾನೆ.</p>	<p>﴿عَلِيمُ الْغَيْبِ وَالشَّهَادَةِ فَتَعَلَىٰ عَمَّا يُشْرِكُونَ﴾⁹²</p>
<p>93. ಸಂದೇಶವಾಹಕರೇ, ಹೀಗೆ ಪ್ರಾರ್ಥಿಸಿರಿ, "ನನ್ನ ಪ್ರಭೂ, ಇವರಿಗೆ ಎಚ್ಚರಿಕೆ ನೀಡಲಾಗುತ್ತಿರುವ ಆ ಯಾತನೆಯನ್ನು ನೀನು ನನ್ನ ಉಪಸ್ಥಿತಿಯಲ್ಲೇ ತಂದರೆ-</p>	<p>﴿قُلْ رَبِّ إِنَّمَا تُرِيدُنِي مَا يُوعَدُونَ﴾⁹³</p>
<p>9. ಅರ್ಥಾತ್- ಅಲ್ಲಾಹನ ಹೊರತು ಇತರರಿಗೂ ದೇವತ್ವದ ಗುಣ, ಅಧಿಕಾರ ಮತ್ತು ಹಕ್ಕುಗಳಿವೆ ಎಂಬ ಮಾತಿನಲ್ಲಿ ಅವರು ಸುಳ್ಳರಾಗಿದ್ದಾರೆ. ಮರಣೋತ್ತರ ಜೀವನವಿಲ್ಲವೆಂಬ ಮಾತಿನಲ್ಲೂ ಅವರು ಸುಳ್ಳರಾಗಿದ್ದಾರೆ. ಅವರು ಸಮ್ಮತಿಸುವಂತಹ ವಿಚಾರಗಳಿಂದಲೇ ಅವರ ಸುಳ್ಳು ಸಾಬೀತಾಗುತ್ತದೆ. ಒಂದೆಡೆ ಭೂಮಿ-ಆಕಾಶಗಳ ಒಡೆಯ ಮತ್ತು ನಿಸರ್ಗದ ಪ್ರತಿಯೊಂದು ವಸ್ತುವಿನ ಪರಮಾಧಿಕಾರಿ ಅಲ್ಲಾಹನಾಗಿದ್ದಾನೆ ಎಂದು ಅವರು ನಂಬುತ್ತಾರೆ. ಇನ್ನೊಂದೆಡೆ ದೇವತ್ವ ಅವನಿಗೆ ಮಾತ್ರ ಸೀಮಿತವಲ್ಲ, ಇತರರಿಗೂ (ಸಹಜವಾಗಿ ಅವರು ಅಲ್ಲಾಹನ ಸೃಷ್ಟಿಗಳು ಮತ್ತು ದಾಸರು) ಅದರಲ್ಲಿ ಪಾಲಿದೆ ಎನ್ನುತ್ತಾರೆ. ಈ ಎರಡು ಮಾತುಗಳು ವಿರೋಧಾಭಾಸದಿಂದ ಕೂಡಿದೆ. ಹೀಗೆ ಒಂದೆಡೆ- ನಮ್ಮನ್ನೂ ಈ ಭವ್ಯ ನಿಸರ್ಗವನ್ನೂ ದೇವನೇ ಸೃಷ್ಟಿಸಿದ್ದಾನೆ ಎಂದು ಹೇಳುವುದು, ಮತ್ತೊಂದೆಡೆ ತಾನೇ ಸೃಷ್ಟಿಸಿದ ಸೃಷ್ಟಿಗಳನ್ನು ಅವನು ಪುನರಪಿ ಸೃಷ್ಟಿಸಲಾರನು ಎಂದು ಹೇಳುವುದು ಬುದ್ಧಿಗೆ ನಿಲುಕದಂತಹ ವಿಚಾರವಾಗಿದೆ. ಆದ್ದರಿಂದ ಅವರ ವಿಶ್ವಾಸ ಶ್ರದ್ಧೆಗಳಿಂದಲೇ ಅವರು ಮಾಡುತ್ತಿರುವ ಬಹುದೇವಾರಾಧನೆ ಮತ್ತು ಪರಲೋಕ ನಿರಾಕರಣೆ ಮಿಥ್ಯ ವಿಶ್ವಾಸಗಳಾಗಿವೆ ಎಂದು ವ್ಯಕ್ತವಾಗುತ್ತದೆ.</p> <p>10. ಇದನ್ನು ಕೇವಲ ಕ್ರೈಸ್ತರ ನಂಬಿಕೆಯನ್ನು ನಿರಾಕರಿಸಲಿಕ್ಕಾಗಿ ಹೇಳಲಾಗಿದೆ ಎಂಬ ತಪ್ಪುಕಲ್ಪನೆಗೆ ಯಾರೂ ಒಳಗಾಗಬಾರದು. ಅರೇಬಿಯಾದ ಬಹುದೇವವಿಶ್ವಾಸಿಗಳೂ ತಮ್ಮ ಆರಾಧ್ಯರುಗಳನ್ನು ದೇವಪುತ್ರರೆಂದು ಹೇಳುತ್ತಿದ್ದರು. ಲೋಕದ ಹೆಚ್ಚಿನ ಬಹುದೇವವಿಶ್ವಾಸಿಗಳು ಈ ಪಥಭ್ರಷ್ಟತೆಯಲ್ಲಿ ಅವರ ಜತೆಗಿದ್ದಾರೆ.</p>	

94. ಓ ನನ್ನ ಪ್ರಭೂ! ನನ್ನನ್ನು ಈ ಅಕ್ರಮಿಗಳಲ್ಲಿ ಸೇರಿಸಬೇಡ."¹¹ رَبِّ فَلَا تَجْعَلْنِي فِي الْقَوْمِ الظَّالِمِينَ ⑩
95. ವಾಸ್ತವದಲ್ಲಿ ನಾವು ಅವರಿಗೆ ಎಚ್ಚರಿಕೆ ನೀಡುತ್ತಿರುವ ಆ ವಸ್ತುವನ್ನು ನಿಮ್ಮ ಕಣ್ಣು ಮುಂದೆಯೇ ತಂದು ಬಿಡುವ ಪೂರ್ಣ ಸಾಮರ್ಥ್ಯ ಹೊಂದಿದ್ದೇವೆ. وَإِنَّا عَلَىٰ أَنْ نُثَرِّكَ مَا تَعِدُهُمْ لَقَادِرُونَ ⑪
96. ಸಂದೇಶವಾಹಕರೇ, ಕೆಡುಕನ್ನು ಅತ್ಯುತ್ತಮ ವಿಧಾನದಿಂದ ನೀಗಿಸಿರಿ. ನಿಮ್ಮ ಮೇಲೆ ಅವರು ಹೊರಿಸುತ್ತಿರುವ ಆರೋಪಗಳನ್ನು ನಾವು ಚೆನ್ನಾಗಿ ಬಲ್ಲೆವು. إِذْ قَعَبْنَا لِبِأْتِي هِيَ أَحْسَنُ السَّيِّئَةِ ط نَحْنُ أَعْلَمُ بِمَا يَصِفُونَ ⑫
97. ಮತ್ತು ಹೀಗೆ ಪ್ರಾರ್ಥಿಸಿರಿ, "ನನ್ನ ಪ್ರಭೂ, ನಾನು ಶೈತಾನರ ದುಷ್ಟೇರಣೆಗಳಿಂದ ನಿನ್ನ ಅಭಯ ಯಾಚಿಸುತ್ತೇನೆ. وَقُلْ لِرَبِّ أَعُوذُ بِكَ مِنْ هَمَزَاتِ الشَّيْطَانِ ⑬
98. ನನ್ನ ಪ್ರಭೂ, ಅವರು ನನ್ನ ಬಳಿ ಸುಳಿಯುವುದರಿಂದಲೂ ನಾನು ನಿನ್ನ ಅಭಯ ಯಾಚಿಸುತ್ತೇನೆ." وَأَعُوذُ بِكَ رَبِّ أَنْ يَحْضُرُونِ ⑭
99. ಇವರಲ್ಲಿ ಯಾರಿಗಾದರೂ ಮರಣ ಬಂದಾಗ, "ನನ್ನ ಪ್ರಭೂ ನಾನು ಬಿಟ್ಟು ಬಂದ ಲೋಕಕ್ಕೆ ನನ್ನನ್ನು ಮರಳಿ ಕಳುಹಿಸಿ ಬಿಡು. حَتَّىٰ إِذَا جَاءَ أَحَدَهُمُ الْمَوْتُ قَالَ رَبِّ ارْجِعُونِ ⑮
100. ಇನ್ನು ನಾನು ಸತ್ಕರ್ಮ ವೆಸಗುವ ನಿರೀಕ್ಷೆ ಇದೆ" ಎಂದು ಹೇಳಲಾರಂಭಿಸುವ ವರೆಗೂ (ಇವರು ತಮ್ಮ ಕುಕೃತ್ಯವನ್ನು ಬಿಡಲಾರರು), ಎಷ್ಟು ಮಾತ್ರಕ್ಕೂ ಹಾಗಾಗದು. ಇದು ಕೇವಲ ಅವನಾಡುವ ಮಾತು. (ಸಾಯುವ) ಇವರೆಲ್ಲರ ಹಿಂದೆ, ಇನ್ನೊಂದು ಜೀವನದ ದಿನದ ವರೆಗೆ 'ಬರ್ಝಖ್'¹² (ಮಧ್ಯಂತರ ಕಾಲಾವಧಿ) ಅಡ್ಡ ಇದೆ. لَعَلِّي أَعْمَلُ صَالِحًا فِيمَا تَرَكْتُ كَلَّا إِنَّهَا كَلِمَةٌ هُوَ قَائِلُهَا وَمِنْ وَرَائِهِمْ بَرْزَخٌ إِلَىٰ يَوْمِ يُبْعَثُونَ ⑯
101. ತರುವಾಯ ಕಹಳೆ ಊದಲ್ಪಟ್ಟಾಗ ಅಂದು ಅವರ ನಡುವೆ قَادًا نُفَخَ فِي الصُّورِ فَلَا أَنسَابَ

11. ಇದರ ಅರ್ಥ ಪ್ರವಾದಿವರ್ಯರೂ(ಸ) ಆ ದೇವ ಯಾತನೆಗೆ ಈಡಾಗಿ ಬಿಡುವ ಅಪಾಯವಿತ್ತು (ಶಾಂತಂ ಪಾಪಂ) ಎಂದಲ್ಲ. ಅಥವಾ ಹೀಗೆ ಪ್ರಾರ್ಥಿಸದಿದ್ದರೆ ಅವರು ಯಾತನೆಗೆ ಗುರಿಯಾಗಬಹುದು ಎಂಬುದೂ ಇದರ ಅರ್ಥವಲ್ಲ. ದೇವಯಾತನೆ ಅತ್ಯಂತ ಭಯಪಡಬೇಕಾದ ವಿಷಯವಾಗಿದೆ. ಅದು ಎಷ್ಟು ಭಯಾನಕವಾಗಿರುತ್ತದೆಂದರೆ ಪಾಪಿಗಳು ಮಾತ್ರವಲ್ಲ ಉತ್ತಮ ವ್ಯಕ್ತಿಗಳೂ ತಮ್ಮೆಲ್ಲಾ ಒಳಿತಿನ ಹೊರತಾಗಿಯೂ ಅದರಿಂದ ಅಭಯ ಯಾಚಿಸಬೇಕಾಗಿದೆ ಎಂಬ ಕಲ್ಪನೆಯನ್ನು ಮೂಡಿಸಲಿಕ್ಕಾಗಿ ಈ ವಿವರಣಾ ಶೈಲಿಯನ್ನು ಅನುಸರಿಸಲಾಗಿದೆ.

12. ಬರ್ಝಖ್ ಎಂದರೆ 'ಪರ್ದಾ' ಎಂಬ ಫಾರ್ಸಿ ಪದದ ಅರಬಿ ರೂಪಾಂತರ. ಸೂಕ್ತದ ಅರ್ಥವೇನೆಂದರೆ ಅವರ ಮತ್ತು ಲೋಕದ ನಡುವೆ ಅವರನ್ನು ಹಿಂದಿರುಗಲು ಬಿಡದಂತಹ ಒಂದು ತಡೆ ಇದೆ. ನಿರ್ಣಾಯಕ ದಿನದ ತನಕವೂ ಅವರು ಇಹಲೋಕ ಮತ್ತು ಪರಲೋಕದ ನಡುವಿನ ಈ ಗಡಿಯಲ್ಲೇ ನಿಂತುಕೊಂಡಿರುವರು.

- ಯಾವುದೇ ಸಂಬಂಧ ಉಳಿಯಲಾರದು ಮತ್ತು ಅವರು ಪರಸ್ಪರನ್ನು ವಿಚಾರಿಸಿಯೂ ನೋಡಲಾರರು.
102. ಆಗ ಯಾರ ತಕ್ಕಡಿಯ ತಟ್ಟೆಯು ಭಾರವಾಗಿರುವುದೋ ಅವರೇ ವಿಜಯಿಗಳಾಗುವರು.
103. ಯಾರ ತಟ್ಟೆ ಹಗುರವಿರುವುದೋ ಅವರೇ ತಮ್ಮನ್ನು ತಾವೇ ನಷ್ಟಕ್ಕೊಳಪಡಿಸಿ ಕೊಂಡವರಾಗಿರುವರು. ಅವರು ಸದಾ ಕಾಲ ನರಕದಲ್ಲಿರುವರು.
104. ಅಗ್ನಿಯು ಅವರ ಮುಖದ ಚರ್ಮವನ್ನು ನೆಕ್ಕಿ ಬಿಡುವುದು ಮತ್ತು ಅವರ ದವಡೆಗಳು ಹೊರಕ್ಕೆ ಬಂದು ಬಿಡುವುವು.
105. "ನನ್ನ ವಚನಗಳನ್ನು ನಿಮಗೆ ಓದಿ ಹೇಳಿದಾಗ ಅದನ್ನು ಸುಳ್ಳಾಗಿಸುತ್ತಿದ್ದವರು ನೀವೇ ಅಲ್ಲವೇ?" (ಎಂದು ಅವರನ್ನು ಕೇಳಲಾಗುವುದು)
106. ಆಗ ಅವರು, "ನಮ್ಮ ಪ್ರಭೂ, ನಮ್ಮ ದುರದೃಷ್ಟವು ನಮ್ಮನ್ನು ಆವರಿಸಿಕೊಂಡಿತ್ತು. ನಿಜಕ್ಕೂ ನಾವು ಪಥಭ್ರಷ್ಟರಾಗಿದ್ದೆವು.
107. ನಮ್ಮ ಪ್ರಭೂ, ಇನ್ನು ನಮ್ಮನ್ನು ಇಲ್ಲಿಂದ ವಿಮೋಚಿಸಿ ಬಿಡು. ಆ ಬಳಿಕವೂ ನಾವು ಇಂತಹ ಅಪರಾಧ ಮಾಡಿದರೆ ಅಕ್ರಮಿಗಳಾಗುವೆವು" ಎನ್ನುವರು.
108. ಆಗ ಅಲ್ಲಾಹನು, "ತೊಲಗಿರಿ, ಅದರಲ್ಲೇ ಬಿದ್ದು ಕೊಂಡಿರಿ ಮತ್ತು ನನ್ನೊಡನೆ ಮಾತನಾಡ ಬೇಡಿರಿ."
109. ನನ್ನ ಕೆಲವು ಮಂದಿ ದಾಸರು, "ನಮ್ಮ ಪ್ರಭೂ ನಾವು ವಿಶ್ವಾಸ ವಿರಿಸಿದೆವು. ನಮ್ಮನ್ನು ಕ್ಷಮಿಸಿ ಬಿಡು, ನಮ್ಮ ಮೇಲೆ ದಯೆ ತೋರು, ನೀನು ಅತ್ಯುತ್ತಮ ಕರುಣಾನಿಧಿ ಆಗಿರುತ್ತೀ" ಎಂದು ಹೇಳುತ್ತಿದ್ದಾಗ-
110. "ನೀವು ಅವರನ್ನು ಅಪಹಾಸ್ಯ ಮಾಡಿದಿರಿ. ಅವರ ಮೇಲಿನ ಹರವು ನಿಮ್ಮನ್ನು ನನ್ನ ಅಸ್ತಿತ್ವವನ್ನೇ ಮರೆಯುವಂತೆ ಮಾಡಿತು ಮತ್ತು ನೀವು ಅವರನ್ನು ಕಂಡು ನಗುತ್ತಿದ್ದೀರಿ.
- بَيْنَهُمْ يَوْمَئِذٍ وَلَا يَتَسَاءَلُونَ ﴿١٠١﴾
فَمَنْ ثَقُلَتْ مَوَازِينُهُ فَأُولَٰئِكَ هُمُ الْمُفْلِحُونَ ﴿١٠٢﴾
وَمَنْ خَفَّتْ مَوَازِينُهُ فَأُولَٰئِكَ الَّذِينَ خَسِرُوا أَنفُسَهُمْ فِي جَهَنَّمَ خَالِدُونَ ﴿١٠٣﴾
تَلْفَهُمْ وَجُوهُهُمْ النَّارُ وَهُمْ فِيهَا كَالِحُونَ ﴿١٠٤﴾
أَلَمْ تَكُنْ أَلَيْسَ تُلْقَىٰ عَلَيْهِمْ كَلِمَتُكُمْ بِهَا تُكْفَرُونَ ﴿١٠٥﴾
قَالُوا رَبَّنَا غَلَبَتْ عَلَيْنَا شِقْوَتُنَا وَكُنَّا قَوْمًا ضَالِّينَ ﴿١٠٦﴾
رَبَّنَا أَخْرِجْنَا مِنْهَا فَإِنَّا عُدْنَا فَارَاقًا ظَالِمُونَ ﴿١٠٧﴾
قَالَ اخْسَوْا فِيهَا وَلَا تُكَلِّمُونِ ﴿١٠٨﴾
إِنَّهُ كَانَ فَرِيقٌ مِّنْ عِبَادِي يَقُولُونَ رَبَّنَا آمَنَّا فَاغْفِرْ لَنَا وَارْحَمْنَا وَأَنْتَ خَيْرُ الرَّاحِمِينَ ﴿١٠٩﴾
فَاتَّخَذَتْهُمْ سِحْرًا حَتَّىٰ أَنسَوْا ذِكْرِي وَكُنْتُمْ مِنْهُمْ تَضْحَكُونَ ﴿١١٠﴾

111. ಇಂದು ನಾನು ಅವರ ಸಹನೆಗೆ ಕೊಟ್ಟ ಫಲವೇನೆಂದರೆ ಅವರೇ ಯಶಸ್ವಿಗಳಾಗಿದ್ದಾರೆ" ಎಂದು ಉತ್ತರ ಕೊಡುವನು.

إِنِّي جَزَيْتُهُمُ الْيَوْمَ بِمَا صَبَرُوا
أَنَّهُمْ هُمُ الْفَائِزُونَ ﴿١١١﴾

112. ಅನಂತರ ಅಲ್ಲಾಹನು ಅವರೊಡನೆ: "ಭೂಮಿಯಲ್ಲಿ ನೀವು ಎಷ್ಟು ವರ್ಷ ವಾಸಿಸಿದಿರಿ?" ಎಂದು ಕೇಳುವನು.

قُلْ كَمْ لَبِثْتُمْ فِي الْأَرْضِ عَدَدَ سِنِينَ ﴿١١٢﴾

113. ಅದಕ್ಕೆ ಅವರು, "ಒಂದು ದಿನ ಅಥವಾ ದಿನದ ಒಂದಂಶ ನಾವು ಅಲ್ಲಿ ವಾಸಿಸುತ್ತಿದ್ದೆವು, ಎಣಿಕೆ ಮಾಡುವವರನ್ನು ಕೇಳಿ ನೋಡಿ" ಎನ್ನುವರು.

قَالُوا لَبِثْنَا يَوْمًا أَوْ بَعْضَ يَوْمٍ
فَسْأَلِ الْعَادِّينَ ﴿١١٣﴾

114. ಆಗ, "ಸ್ವಲ್ಪ ಹೊತ್ತೇ ತಂಗಿದ್ದಿರಷ್ಟೆ, ನೀವು ಅದನ್ನು ಆಗ ತಿಳಿದಿರುತ್ತಿದ್ದರೆ!

قُلْ إِنْ لَبِثْتُمْ إِلَّا قَلِيلًا لَوْ أَنَّكُمْ
كُنْتُمْ تَعْلَمُونَ ﴿١١٤﴾

115. ನೀವೇನು ನಾವು ನಿಮ್ಮನ್ನು ನಿರರ್ಥಕವಾಗಿ ಸೃಷ್ಟಿಸಿದ್ದೇವೆಂದೂ ನಿಮಗೆ ನಮ್ಮ ಕಡೆಗೆ ಮರಳಲಿಕ್ಕೆ ಇಲ್ಲವೆಂದೂ ತಿಳಿದು ಕೊಂಡಿದ್ದೀರಾ?" ಎಂದು ಹೇಳಲಾಗುವುದು.

أَفَحَسِبْتُمْ أَنَّمَا خَلَقْنَاكُمْ عَبَثًا وَأَنَّكُمْ
إِيْنَا لَا تُرْجَعُونَ ﴿١١٥﴾

116. ಅಲ್ಲಾಹನು ಸರ್ವೋನ್ನತನು. ಯಥಾರ್ಥ ಸಾರ್ವಭೌಮನು. ಅವನ ಹೊರತು ಇನ್ನಾವ ದೇವನೂ ಇಲ್ಲ. ಮಹಾ ವಿಶ್ವಸಿಂಹಾಸನದ ಒಡೆಯ.

فَتَطَعَىٰ اللَّهُ الْمَلِكُ الْحَقُّ لَا إِلَهَ إِلَّا هُوَ
رَبُّ الْعَرْشِ الْكَرِيمِ ﴿١١٦﴾


117. ಯಾರಾದರೂ ಅಲ್ಲಾಹನ ಜೊತೆಗೆ ಯಾವುದೇ ಆಧಾರ ಪ್ರಮಾಣಗಳಿಲ್ಲದ ಆರಾಧನೆಯನ್ನು ಪ್ರಾರ್ಥಿಸಿದರೆ¹³ ಅವನ ಲೆಕ್ಕಾಚಾರ ಅವನ ಪ್ರಭುವಿನ ಬಳಿಯಲ್ಲಿದೆ. ಇಂತಹ ಸತ್ಯನಿಷೇಧಿಗಳು ಎಂದೆಂದಿಗೂ ಯಶಸ್ವಿಯಾಗಲಾರರು.

وَمَنْ يَدْعُ مَعَ اللَّهِ إِلَهًا آخَرَ لَا
بُرْهَانَ لَهُ بِهِ فَرَأَيْنَا حِسَابَهُ عِنْدَ
رَبِّهِ ط إِنَّهُ لَا يُفْلِحُ الْكَافِرُونَ ﴿١١٧﴾

118. ಪೈಗಂಬರರೇ, ಹೇಳಿರಿ; "ನನ್ನೊಡೆಯಾ, ಕ್ಷಮಿಸು ಮತ್ತು ಕರುಣೆ ತೋರು; ನೀನು ಸಕಲ ಕರುಣಾಳುಗಳಿಗಿಂತಲೂ ಉತ್ತಮ ಕರುಣಾಮಯಿಯಾಗಿರುತ್ತೀ."

وَقُلْ رَبِّ اغْفِرْ وَارْحَمْ وَأَنْتَ
خَيْرُ الرَّحِيمِينَ ﴿١١٨﴾

13. ಇನ್ನೊಂದು ಭಾಷಾಂತರ ಹೀಗಾಗಬಹುದು, "ಯಾರಾದರೂ ಅಲ್ಲಾಹನ ಜೊತೆಗೆ ಇತರ ಆರಾಧ್ಯರನ್ನು ಕರೆದು ಪ್ರಾರ್ಥಿಸಿದರೆ ಅವನ ಆ ಕಾರ್ಯಕ್ಕೆ ಪರವಾದ ಯಾವ ಪುರಾವೆಯೂ ಅವನಿಗಿರಲಾರದು."



(ಅವತೀರ್ಣ - ಮದೀನಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಇದೊಂದು ಅಧ್ಯಾಯ, ಇದನ್ನು ನಾವು ಅವತೀರ್ಣಗೊಳಿಸಿದ್ದೇವೆ, ಇದನ್ನು ನಾವು ಕಡ್ಡಾಯ ಗೊಳಿಸಿರುತ್ತೇವೆ ಮತ್ತು ನೀವು ಪಾಠ ಕಲಿಯುವಂತಾಗಲು, ಇದರಲ್ಲಿ ನಾವು ಸುಸ್ಪಷ್ಟ ಆದೇಶಗಳನ್ನು ಅವತೀರ್ಣಗೊಳಿಸಿರುತ್ತೇವೆ.¹
2. ವ್ಯಭಿಚಾರಿ ಮತ್ತು ವ್ಯಭಿಚಾರಿಣಿ ಇವರಿಬ್ಬರಲ್ಲಿ ಪ್ರತಿಯೊಬ್ಬರಿಗೂ ನೂರು ಛಡಿಯೇಟು ಕೊಡಿರಿ² ನೀವು ಅಲ್ಲಾಹನ ಹಾಗೂ ಅಂತಿಮ ದಿವಸದ ಮೇಲೆ ವಿಶ್ವಾಸವಿರಿಸುತ್ತೀರಾದರೆ ಅಲ್ಲಾಹನ ಧರ್ಮದ ವಿಷಯದಲ್ಲಿ ಅವರ ಮೇಲಿನ ಕನಿಕರವು ನಿಮ್ಮನ್ನು ತಡೆಯದಿರಲಿ. ಅವರಿಗೆ ಶಿಕ್ಷೆ ಕೊಡುವಾಗ ಸತ್ಯವಿಶ್ವಾಸಿಗಳ ಒಂದು ಸಮೂಹ ಅಲ್ಲಿ ಉಪಸ್ಥಿತವಿರಲಿ.³
3. ವ್ಯಭಿಚಾರಿಯು ವ್ಯಭಿಚಾರಿಣಿಯೊಂದಿಗೆ ಅಥವಾ ಬಹುದೇವ ವಿಶ್ವಾಸಿನಿಯೊಂದಿಗೆ ಹೊರತು ವಿವಾಹವಾಗದಿರಲಿ ಮತ್ತು

سُورَةٌ أَنْزَلْنَاهَا وَفَرَضْنَاهَا وَأَنْزَلْنَا فِيهَا آيَاتٍ بَيِّنَاتٍ لَعَلَّكُمْ تَذَكَّرُونَ ①

الرَّانِيَةِ وَالرَّانِي فَاجْلِدُوا كُلَّ وَاحِدٍ مِّنْهُمَا مِائَةً جَلْدَةً وَلَا تَأْخُذْكُمْ بِهِمَا رَأْفَةٌ فِي دِينِ اللَّهِ إِنْ كُنْتُمْ تُؤْمِنُونَ بِاللَّهِ وَالْيَوْمِ الْآخِرِ وَلَيْشَهَدُ عَدَاؤُهُمَا طَائِفَةٌ مِّنَ الْمُؤْمِنِينَ ②

الرَّانِي لَا يَنْكِحِ إِلَّا زَانِيَةً أَوْ مُشْرِكَةً

1. ಅರ್ಥಾತ್- ಈ ಸೂಕ್ತದಲ್ಲಿರುವ ವಿಷಯಗಳು ಮನಸ್ಸಿಗೆ ತೋಚಿದರೆ ಒಪ್ಪಿಕೊಂಡು, ಇಲ್ಲದಿದ್ದರೆ ಮನಬಂದಂತೆ ವರ್ತಿಸುತ್ತಿರಲು ಇರುವ ಶಿಪಾರಸ್ಸುಗಳಲ್ಲ. ಇದು ಕಟ್ಟುನಿಟ್ಟಿನ ಆಜ್ಞೆಗಳಾಗಿವೆ. ಇದರ ಅನುಸರಣೆ ಮಾಡಲೇಬೇಕಾಗಿದೆ. ನೀವು ಸತ್ಯವಿಶ್ವಾಸಿಗಳಾಗಿದ್ದರೆ ಇದರ ಪಾಲನೆ ನಿಮ್ಮ ಪಾಲಿಗೆ ಕಡ್ಡಾಯ.
2. ವ್ಯಭಿಚಾರದ ಕುರಿತು ಮೊದಲ ಆಜ್ಞೆ ಅನ್ನಿಸಾ ಅಧ್ಯಾಯದ 15ನೆಯ ಸೂಕ್ತದಲ್ಲಿ ಬಂದಿದೆ. ಈಗ ಅದರ ನಿರ್ಣಾಯಕ ಶಿಕ್ಷೆಯನ್ನು ಗೊತ್ತುಪಡಿಸಲಾಗುತ್ತಿದೆ. ಇದು ವ್ಯಭಿಚಾರಿ ಮತ್ತು ವ್ಯಭಿಚಾರಿಣಿಗಳಿಬ್ಬರೂ ಅವಿವಾಹಿತರಾಗಿದ್ದರೆ ಇರುವ ಆಜ್ಞೆ. ಪವಿತ್ರ ಕುರ್ಆನಿನಲ್ಲೂ, ಅನ್ನಿಸಾ ಅಧ್ಯಾಯದ 25ನೆಯ ಸೂಕ್ತದಿಂದ ವ್ಯಕ್ತವಾಗುವಂತೆ ಮತ್ತು ಅನೇಕ ಪ್ರವಾದಿವಚನಗಳು, ಪ್ರವಾದಿವರ್ಯರು(ಸ) ಮತ್ತು ನಾಲ್ವರು ಖಲೀಫಾಗಳ ಚರ್ಮ ಹಾಗೂ ಬಹುತೇಕ ವಿದ್ವಾಂಸರ ಒಮ್ಮತಾಭಿಪ್ರಾಯದ ಪ್ರಕಾರವೂ ವಿವಾಹಿತರು ಎಸಗುವ ವ್ಯಭಿಚಾರದ ಶಿಕ್ಷೆ ಕಲ್ಲೆಸೆದು ಕೊಲ್ಲುವುದಾಗಿದೆ.
3. ಅರ್ಥಾತ್- ಶಿಕ್ಷೆಯನ್ನು ಸಾರ್ವಜನಿಕವಾಗಿ ನೀಡಬೇಕು. ಇದರಿಂದ ಅಪರಾಧಿಯಲ್ಲಿ ನಾಚಿಕೆಯುಂಟಾಗಬೇಕು ಮತ್ತು ಇತರರೂ ಅದರಿಂದ ಪಾಠ ಕಲಿಯಬೇಕು. ಈ ಅಪರಾಧ ಮುಸ್ಲಿಮ್ ಸಮಾಜದಲ್ಲಿ ಹರಡದಂತಾಗಬೇಕು.

8. ಮತ್ತು ಆ ಸ್ತ್ರೀಯ ಮೇಲಿನಿಂದ ಶಿಕ್ಷೆಯನ್ನು ತಪ್ಪಿಸಲು ಇರುವ ಕ್ರಮವೇನೆಂದರೆ ಆಕೆ ನಾಲ್ಕು ಬಾರಿ ಅಲ್ಲಾಹನ ಆಣೆ ಹಾಕಿ ಈತನು (ತನ್ನ ಆರೋಪದಲ್ಲಿ) ಸುಳ್ಳನೆಂದು ಸಾಕ್ಷ್ಯ ಹೇಳಬೇಕು-

وَيَدْرَأُ عَنْهَا الْعَذَابَ أَنْ تَشْهَدَ
أَرْبَعَ شَهَادَاتٍ بِاللَّهِ إِنَّهُ لَمِنَ الْكٰذِبِينَ ⑧

9. ಮತ್ತು ಐದನೆಯ ಬಾರಿ, ಒಂದು ವೇಳೆ ಆತನು ಸತ್ಯವಂತನಾಗಿದ್ದರೆ ನನ್ನ ಮೇಲೆ ಅಲ್ಲಾಹನ ಕ್ರೋಧವೆರಗಲಿ ಎಂದು ಹೇಳಬೇಕು.⁸

وَالْخَامِسَةَ أَنَّ غَضَبَ اللَّهِ عَلَيْهَا إِنْ
كَانَ مِنَ الصّٰدِقِينَ ⑨

10. ನಿಮ್ಮ ಮೇಲೆ ಅಲ್ಲಾಹನ ಅನುಗ್ರಹವೂ ಅವನ ಕೃಪೆಯೂ ಇಲ್ಲದಿದ್ದರೆ ಮತ್ತು ಅಲ್ಲಾಹ್ ಪಶ್ಚಾತ್ತಾಪ ಸ್ವೀಕರಿಸುವವನೂ ಯುಕ್ತಿಪೂರ್ಣನೂ ಆಗಿರದಿದ್ದರೆ (ಪತ್ನಿಯರ ಮೇಲೆ ಆರೋಪ ಹೊರಿಸುವ ಪ್ರಕರಣವು ನಿಮ್ಮನ್ನು ದೊಡ್ಡ ಪೇಚಿನಲ್ಲಿ ಸಿಲುಕಿಸಿ ಬಿಡುತ್ತಿತ್ತು).

وَلَوْلَا فَضْلُ اللَّهِ عَلَيْكُمْ وَرَحْمَتُهُ
وَأَنَّ اللَّهَ تَوَّابٌ حَكِيمٌ ⑩

11. ಈ ಸುಳ್ಳಾರೋಪವನ್ನು ರಚಿಸಿ ತಂದವರು ನಿಮ್ಮೊಳಗೇ ಇರುವ ಒಂದು ಕೂಟವಾಗಿದ್ದಾರೆ.⁹ ಈ ಘಟನೆಯನ್ನು ನಿಮ್ಮ ಪಾಲಿಗೆ ಕೆಟ್ಟದೆಂದು ಭಾವಿಸಬೇಡಿ. ನಿಜವಾಗಿ ಇದು ನಿಮಗೆ ಹಿತಕರವಾಗಿಯೇ ಇದೆ.¹⁰ ಅದರಲ್ಲಿ ಯಾರು ಎಷ್ಟು ಭಾಗವಹಿಸಿದನೋ ಅಷ್ಟೇ ಪಾಪವನ್ನು ಶೇಖರಿಸಿಕೊಂಡನು. ಈ ಹೊಣೆಗಾರಿಕೆಯ ಪ್ರಮುಖ ಪಾಲು ವಹಿಸಿಕೊಂಡವನಿಗಂತೂ¹¹ ಮಹಾಯಾತನೆ ಇದೆ.

إِنَّ الَّذِينَ جَاءُوا بِآلِفِكَ غَضَبَةٌ
مِّنْكُمْ ط لَا تَحْسَبُوهُ شَرًّا لَّكُم ط بَلْ
هُوَ خَيْرٌ لَّكُمْ ط كَلِّ امْرِئٍ مِّنْهُمْ
مَا اكْتَسَبَ مِنَ الْإِثْمِ وَالَّذِي تَوَلَّى
كِبْرَهُ مِنْهُمْ لَهُ عَذَابٌ عَظِيمٌ ⑪

12. ನೀವೆಲ್ಲರೂ ಅದನ್ನು ಕೇಳಿದಾಗ ಸತ್ಯವಿಶ್ವಾಸಿ ಸ್ತ್ರೀ-ಪುರುಷರು ತಮ್ಮ ಬಗ್ಗೆ ಸದ್ಗುಮಾನಿಯನ್ನೇಕೆ ತಾಳಲಿಲ್ಲ¹² ಮತ್ತು ಇದು ಅಪ್ಪಟ ಸುಳ್ಳಾರೋಪವೆಂದೇಕೆ ಹೇಳಲಿಲ್ಲ.

لَوْلَا إِذْ سَمِعْتُمُوهُ ظَنَّ الْمُؤْمِنُونَ
وَالْمُؤْمِنَاتُ بَأَنفُسِهِمْ خَيْرًا وَأَقَالُوا
هَذَا آفِكِ مُبِينٌ ⑫

8. ಶರೀಅತ್‌ನ ಪಾರಿಭಾಷಿಕದಲ್ಲಿ ಇದನ್ನು 'ಲಿಆನ್' ಎನ್ನುತ್ತಾರೆ. 'ಲಿಆನ್' ಅನ್ನು ಮನೆಯಲ್ಲಿ ಕಾರ್ಯಗತಗೊಳಿಸುವಂತಿಲ್ಲ. ಅದು ನ್ಯಾಯಾಲಯದಲ್ಲಿ ನಡೆಯಬೇಕಾಗಿದೆ. 'ಲಿಆನ್'ನ ಬೇಡಿಕೆಯನ್ನು ಪುರುಷನೂ ಮುಂದಿರಬಹುದು. ಅಂತೆಯೇ ಸ್ತ್ರೀಯೂ ಕೂಡ. ಆರೋಪ ಹೊರಿಸಿದ ನಂತರ ಪುರುಷ 'ಲಿಆನ್'ನಿಂದ ಮುಕ್ತನಾಗ ಬಯಸಿದರೆ, ಅಥವಾ ಸ್ತ್ರೀ ಆಣೆ ಹಾಕುವುದರಿಂದ ದೂರ ಉಳಿದರೆ ಅದಕ್ಕೆ ಕೊಡಲಾಗುವ ಶಿಕ್ಷೆ ಹನಫೀ ಕರ್ಮಶಾಸ್ತ್ರದ ಪ್ರಕಾರ 'ಲಿಆನ್' ಮಾಡುವ ತನಕದ ಸೆರೆಮನೆ ವಾಸವಾಗಿದೆ. ಎರಡೂ ಕಡೆಯಿಂದ 'ಲಿಆನ್' ಆದ ಬಳಿಕ ಸ್ತ್ರೀ-ಪುರುಷರಿಬ್ಬರೂ ಪರಸ್ಪರ ಪಾಲಿಗೆ ನಿಷಿದ್ಧರಾಗಿ ಬಿಡುತ್ತಾರೆ.

9. ಇಲ್ಲಿಂದ 26ನೆಯ ಸೂಕ್ತದ ವರೆಗೆ ಚರಿತ್ರೆಯಲ್ಲಿ 'ಇಫ್ಫಾ'ನ ಘಟನೆಯಿಂದ ಉಲ್ಲೇಖಿಸಲ್ಪಟ್ಟಿರುವ ವಿಷಯದ ಬಗ್ಗೆ ಪ್ರಸ್ತಾಪಿಸಲಾಗಿದೆ. ಅದರಲ್ಲಿ ಕಪಟ ವಿಶ್ವಾಸಿಗಳು ಹ. ಆಯಶಾರ(ರ) ಮೇಲೆಯೇ ವ್ಯಭಿಚಾರದ (ಶಾಂತಂ ಪಾಪಂ) ಆರೋಪ ಹೊರಿಸಿದ್ದರು. ಆ ಬಗ್ಗೆ ಅವರು ಎಷ್ಟು ಗುಲ್ಲೆಬ್ಬಿಸಿದ್ದರೆಂದರೆ ಅದರಿಂದಾಗಿ ಕೆಲವು ಮುಸ್ಲಿಮರೂ ಸಂಶಯಕ್ಕೊಳಗಾಗಿದ್ದರು.

10. ಅರ್ಥಾತ್- ಆತಂಕ ಪಡೆದಿರಿ. ಕಪಟವಿಶ್ವಾಸಿಗಳು ನಿಮ್ಮ ಮೇಲೆ ಪ್ರಬಲ ಪ್ರಹಾರ ಮಾಡಿರುವುದಾಗಿ ಭಾವಿಸಿಕೊಂಡಿದ್ದಾರೆ. ಆದರೆ ಅಲ್ಲಾಹನಿಚ್ಛಿಸಿದರೆ ಅದರಿಂದ ತದ್ವಿರುದ್ಧ ಪರಿಣಾಮ ಉಂಟಾಗುವುದು ಮತ್ತು ಅದು ನಿಮ್ಮ ಪಾಲಿಗೆ ಹಿತಕರವಾಗಿ ಪರಿಣಮಿಸುವುದು.

11. ಅರ್ಥಾತ್- ಅಬ್ದುಲ್ಲಾ ಬಿನ್ ಉಬೈ. ಈ ಆರೋಪವನ್ನು ಹುಟ್ಟುಹಾಕಿದ ಗೊಂದಲದ ಮೂಲ ಕಾರಣಕರ್ತ ಅವನೇ ಆಗಿದ್ದನು.

12. ಇನ್ನೊಂದು ಭಾಷಾಂತರ ಹೀಗಾಗಬಹುದು, ತಮ್ಮವರ, ತಮ್ಮ ಸಮಾಜದ ಅಥವಾ ತಮ್ಮ ಸಮುದಾಯದ ಜನರೊಂದಿಗೆ ಒಳ್ಳೆಯ

13. ಅವರು (ತಮ್ಮ ಆರೋಪಕ್ಕೆ ಆಧಾರವಾಗಿ) ನಾಲ್ಕು ಸಾಕ್ಷಿದಾರರನ್ನೇ ತರಲಿಲ್ಲ? ಅವರಿಗೆ ಸಾಕ್ಷಿಗಳನ್ನು ತಾರದಿರುವುದರಿಂದ ಅಲ್ಲಾಹನ ಬಳಿ ಅವರೇ ಸುಳ್ಳುಗಾರರಾಗಿರುತ್ತಾರೆ.¹³

لَوْلَا جَاءُوا عَلَيْهِ بِأَرْبَعَةِ شُهَدَاءٍ
فَإِذْ كَرِهَ الْإِنسَانُ مَا إِتَىٰ بِالشُّهَدَاءِ فَأُولَٰئِكَ
عِنْدَ اللَّهِ هُمُ الْكٰذِبُونَ ﴿١٣﴾

14. ನಿಮ್ಮ ಮೇಲೆ ಇಹಲೋಕದಲ್ಲೂ ಪರಲೋಕದಲ್ಲೂ ಅಲ್ಲಾಹನ ಅನುಗ್ರಹವೂ ಕೃಪೆಯೂ ಇಲ್ಲದಿರುತ್ತಿದ್ದರೆ, ನೀವು ಸಿಲುಕಿದಂತಹ ವಿಷಯಗಳ ಫಲವಾಗಿ ಅತಿ ದೊಡ್ಡ ಯಾತನೆ ನಿಮ್ಮ ಮೇಲೆ ಎರಗುತ್ತಿತ್ತು.

وَلَوْلَا فَضْلُ اللَّهِ عَلَيْكُمْ وَرَحْمَتُهُ
فِي الدُّنْيَا وَالْآخِرَةِ لَمَسَّكُمْ فِي مَا
أَفَضْتُمْ فِيهِ عَذَابٌ عَظِيمٌ ﴿١٤﴾

15. ನಿಮ್ಮ ಒಂದು ನಾಲಿಗೆಯು ಇನ್ನೊಂದು ನಾಲಿಗೆಯಿಂದ ಈ ಸುಳ್ಳನ್ನೆತ್ತಿಕೊಂಡು ಹೋಗುತ್ತಿರುವಾಗ ಮತ್ತು ನಿಮಗೇನೂ ತಿಳಿಯದಂತಹ ವಿಷಯವನ್ನು ನಿಮ್ಮ ಬಾಯಿಯಿಂದ ಹೇಳುತ್ತ ಸಾಗುತ್ತಿದ್ದಾಗ (ನೀವೆಷ್ಟು ದೊಡ್ಡ ತಪ್ಪು ಮಾಡುತ್ತಿದ್ದೀರೆಂದು ಯೋಚಿಸಿರಿ). ನೀವು ಅದನ್ನು ಒಂದು ಸಣ್ಣ ವಿಷಯವೆಂದು ಭಾವಿಸುತ್ತಿದ್ದೀರಿ. ವಸ್ತುತಃ ಅಲ್ಲಾಹನ ಬಳಿ ಇದು ಅತ್ಯಂತ ಗಂಭೀರ ವಿಷಯವಾಗಿತ್ತು.

إِذْ تَلَقَّوْنَهُ بِالسِّتْرِ وَالْهَيْبَةِ وَتَقُولُونَ
بِأَفْوَاهِكُمْ مَا لَيْسَ لَكُمْ بِهِ عِلْمٌ
وَتَحْسَبُونَهُ هَيِّبًا وَهُوَ عِنْدَ اللَّهِ عَظِيمٌ ﴿١٥﴾

16. ನೀವು ಅದನ್ನು ಕೇಳಿದೊಡನೆಯೇ "ಇಂತಹ ಮಾತನ್ನು ಚ್ಚರಿಸುವುದು ನಮಗೆ ಭೂಷಣವಲ್ಲ. ಅಲ್ಲಾಹನು ಪರಮಪಾವನನು. ಇದಂತೂ ಒಂದು ಮಹಾ ಸುಳ್ಳುರೋಪವಾಗಿದೆ" ಎಂದೇಕೆ ಹೇಳಲಿಲ್ಲ?

وَلَوْلَا إِذْ سَمِعْتُمُوهُ قُلْتُمْ مَا يَكُونُ
لَنَا أَنْ نَكْتُمَ بِهِدَاكُمُ سُبْحٰنَكَ هٰذَا
بُهْتَانٌ عَظِيمٌ ﴿١٦﴾

ಗುಮಾನಿಯನ್ನಿಟ್ಟುಕೊಳ್ಳಲಿಲ್ಲವೇಕೆ. ಸೂಕ್ತದ ಪದಗಳು ಎರಡೂ ತಾತ್ಪರ್ಯಗಳನ್ನು ಒಳಗೊಂಡಿವೆ. ಆದರೆ ನಾವು ಅಳವಡಿಸಿರುವಂತಹ ಭಾಷಾಂತರ ಹೆಚ್ಚು ಅರ್ಥಪೂರ್ಣವಾಗಿದೆ. ಅರ್ಥಾತ್ ಹ. ಆಯಿಶಾರಿಗ(ರ) ಎದುರಾದಂತಹ ಪರಿಸ್ಥಿತಿಯೇ ತನಗೆ ಎದುರಾಗಿದ್ದರೆ ತಾನು ವ್ಯಭಿಚಾರಿಯಾಗಿ ಮಾರ್ಪಡುತ್ತೇನೆಯೇ ಎಂದು ನಿಮ್ಮಲ್ಲಿ ಪ್ರತಿಯೊಬ್ಬರೂ ಯಾಕೆ ಆಲೋಚಿಸಲಿಲ್ಲ.

17. ಆರೋಪ ಸುಳ್ಳು ಎನ್ನಲು ಆಧಾರ, ಸಾಕ್ಷಿಗಳು ಇಲ್ಲದಿರುವುದು ಮಾತ್ರವಾಗಿದೆ ಎಂಬ ತಪ್ಪುಕಲ್ಪನೆಗೆ ಯಾರೂ ಒಳಗಾಗಬಾರದು. ಅಂತೆಯೇ ನಾಲ್ಕು ಸಾಕ್ಷಿಗಳನ್ನು ತರಲು ಆರೋಪ ಹೊರಿಸಿದವರು ವಿಫಲರಾಗಿರುವುದರಿಂದ ನೀವೂ ಇದನ್ನು ಶುದ್ಧ ಸುಳ್ಳುರೋಪ ಎಂದು ಭಾವಿಸಬೇಕಾಗಿ ಮುಸ್ಲಿಮರೊಡನೆ ಹೇಳಲಾಗುತ್ತಿದೆ ಎಂದು ಭಾವಿಸಬಾರದು. ಅಲ್ಲಿ ವಾಸ್ತವಿಕವಾಗಿ ಸಂಭವಿಸಿದ ಘಟನೆಯನ್ನು ದೃಷ್ಟಿಯಲ್ಲಿಟ್ಟುಕೊಳ್ಳದಿದ್ದಾಗ ಮಾತ್ರ ಇಂತಹ ತಪ್ಪುಕಲ್ಪನೆ ಮೂಡಲು ಸಾಧ್ಯ. ಆರೋಪ ಹೊರಿಸುವವರು ಅಥವಾ ಅವರ ಪೈಕಿ ಯಾರಾದರೊಬ್ಬರು ಪ್ರತ್ಯಕ್ಷವಾಗಿ ತಾವು ಹೇಳುತ್ತಿರುವಂತಹ ವಿಷಯವನ್ನು ಕಂಡಿದ್ದರಿಂದ ಪ್ರಸ್ತುತ ಆರೋಪ ಹೊರಿಸಿರಲಿಲ್ಲ. ಸಂದರ್ಭವಶಾತ್ ಹ. ಆಯಿಶಾರಿ(ರ) ತಂಡದಿಂದ ಹಿಂದೆ ಉಳಿದು ಬಿಟ್ಟಿದ್ದರು ಮತ್ತು ಹ. ಸಫ್ಫಾನ್(ರ) ಅನಂತರ ಅವರನ್ನು ತಮ್ಮ ಒಂಟೆಯ ಮೇಲೆ ಕುಳ್ಳಿರಿಸಿ ತಂಡದೊಂದಿಗೆ ಬಂದು ಸೇರಿದ್ದರೆಂಬ ಆಧಾರದಲ್ಲಿ ಮಾತ್ರ ಅವರು ಅಷ್ಟು ಗಂಭೀರವಾದ ಆರೋಪವನ್ನು ಹುಟ್ಟು ಹಾಕಿದ್ದರು. ಹ. ಆಯಿಶಾರಿ(ರ) ಈ ರೀತಿ ಯೋಚನಾಬದ್ಧವಾಗಿ ಹಿಂದುಳಿದಿದ್ದರು ಎಂದು ವಿವೇಕಮತಿಯಾದ ಯಾವನೂ ಭಾವಿಸಲಾರನು. ಸೇನಾನಿಯ ಪತ್ನಿ ಮೆಲ್ಲನೆ ಒಬ್ಬ ವ್ಯಕ್ತಿಯೊಡನೆ ಹಿಂದೆ ಉಳಿದು ಬಿಡುವುದು, ಅನಂತರ ಅದೇ ವ್ಯಕ್ತಿ ಆ ಮಹಿಳೆಯನ್ನು ಒಂಟೆಯಲ್ಲಿ ಕುಳ್ಳಿರಿಸಿ ಹಾಡು ಹಗಲಲ್ಲಿ ಮಧ್ಯಾಹ್ನದ ಹೊತ್ತು ಸೇನಾ ತುಕಡಿಯನ್ನು ಬಂದು ಸೇರುವುದು - ಹೀಗೆ ಕುತಂತ್ರ ಮಾಡುವವರು ಮಾಡಲು ಸಾಧ್ಯವಿಲ್ಲ. ಇದು ಅವರಿಬ್ಬರ ಮುಗ್ಧತೆಯನ್ನು ಸಾರಿ ಹೇಳಲು ಪರ್ಯಾಪ್ತವಿದೆ. ಇಂತಹ ಪರಿಸ್ಥಿತಿಯಲ್ಲಿ ಕಣ್ಣಾರೆ ಆ ಘಟನೆಯನ್ನು ನೋಡಿದ ಆಧಾರದಲ್ಲಿ ಮಾತ್ರ ಆರೋಪ ಹೊರಿಸಬಹುದಾಗಿತ್ತು. ಅಂತಹ ಅಕ್ರಮಗಳು ಯಾವ ಪರಿಸ್ಥಿತಿಯ ಆಧಾರದಲ್ಲಿ ಆರೋಪ ಹೊರಿಸಿದ್ದರೋ ಅದು ಯಾವುದೇ ರೀತಿಯ ಸಂದೇಹಗಳಿಗೆ ಆಸ್ಪದ ಕೊಡುವಂತಹುದಾಗಿರಲಿಲ್ಲ.

17. ನೀವು ಸತ್ಯವಿಶ್ವಾಸಿಗಳಾಗಿದ್ದರೆ ಮುಂದೆಂದೂ ಇಂತಹ ಕೃತ್ಯವೆಸಗಬಾರದೆಂದು ಅಲ್ಲಾಹನು ನಿಮಗೆ ಉಪದೇಶ ಮಾಡುತ್ತಾನೆ.
18. ಅಲ್ಲಾಹನು ನಿಮಗೆ ಸುಸ್ವಪ್ನ ಆದೇಶಗಳನ್ನೀಯುತ್ತಾನೆ ಮತ್ತು ಅವನು ಸರ್ವಜ್ಞನೂ ಯುಕ್ತಿಪೂರ್ಣನೂ ಆಗಿರುತ್ತಾನೆ.
19. ಸತ್ಯವಿಶ್ವಾಸ ಸ್ವೀಕರಿಸಿಕೊಂಡವರ ಸಮೂಹದಲ್ಲಿ ಅಶ್ವೀಲತೆ ಹರಡಬೇಕೆಂದು ಬಯಸುವವರು ಇಹಲೋಕದಲ್ಲೂ ಪರಲೋಕದಲ್ಲೂ ವೇದನಾಯುಕ್ತ ಶಿಕ್ಷೆಗೆ ಅರ್ಹರಾಗಿದ್ದಾರೆ. ಅಲ್ಲಾಹನು ಬಲ್ಲವನು; ನೀವು ಬಲ್ಲವರಲ್ಲ;
20. ನಿಮ್ಮ ಮೇಲೆ ಅಲ್ಲಾಹನ ಅನುಗ್ರಹ ಮತ್ತು ಅವನ ಕೃಪೆ ಇಲ್ಲದಿರುತ್ತಿದ್ದರೆ ಮತ್ತು ಅಲ್ಲಾಹನು ಮಹಾ ವತ್ಸಲನೂ ಕರುಣಾ ನಿಧಿಯೂ ಆಗಿಲ್ಲದಿರುತ್ತಿದ್ದರೆ (ಈಗ ತಾನೇ ನಿಮ್ಮ ಮಧ್ಯೆ ಹರಡಲ್ಪಟ್ಟ ವಿಷಯವು ಅತ್ಯಂತ ಕೆಟ್ಟ ಪರಿಣಾಮಗಳನ್ನು ತೋರಿಸಿ ಬಿಡುತ್ತಿತ್ತು).
21. ಸತ್ಯವಿಶ್ವಾಸಿಗಳೇ, ಶೈತಾನನ ಹೆಚ್ಚು ಗುರುತುಗಳನ್ನು ಅನುಸರಿಸಿ ನಡೆಯಬೇಡಿರಿ. ಯಾರಾದರೂ ಅವನನ್ನನುಸರಿಸಿದರೆ, ಅವನು ಆತನಿಗೆ ಅಶ್ವೀಲ ಹಾಗೂ ಪಾಪದ ಆಜ್ಞೆಯನ್ನೇ ಕೊಡುವನು. ನಿಮ್ಮ ಮೇಲೆ ಅಲ್ಲಾಹನ ಅನುಗ್ರಹ ಮತ್ತು ಕೃಪೆಯಿಲ್ಲದಿರುತ್ತಿದ್ದರೆ, ನಿಮ್ಮ ಪೈಕಿ ಒಬ್ಬನೂ ಪರಿಶುದ್ಧನಾಗಲಾರ. ಆದರೆ ಅಲ್ಲಾಹನೇ ತಾನಿಚ್ಛಿಸಿದವರನ್ನು ಪರಿಶುದ್ಧಗೊಳಿಸುತ್ತಾನೆ ಮತ್ತು ಅಲ್ಲಾಹನು ಸರ್ವಶ್ರುತನೂ ಸರ್ವಜ್ಞನೂ ಆಗಿರುತ್ತಾನೆ.
22. ನಿಮ್ಮಲ್ಲಿ ಅನುಗ್ರಹೀತರು ಮತ್ತು ಸಾಮರ್ಥ್ಯವುಳ್ಳವರು ತಮ್ಮ ಸಂಬಂಧಿಕರಿಗೂ ದರಿದ್ರರಿಗೂ ಅಲ್ಲಾಹನ ಮಾರ್ಗದಲ್ಲಿ ವಲಸೆ ಹೋಗುವವರಿಗೂ ಸಹಾಯ ಮಾಡಲಿಕ್ಕಿಲ್ಲವೆಂದು ಪ್ರತಿಜ್ಞೆ ಮಾಡಿ ಬಿಡಬಾರದು. ಅವರನ್ನು ಕ್ಷಮಿಸಿ ಬಿಡಬೇಕು ಮತ್ತು ಮನ್ನಿಸಬೇಕು. ಅಲ್ಲಾಹನು ನಿಮ್ಮನ್ನು ಕ್ಷಮಿಸಬೇಕೆಂದು ನೀವು ಇಚ್ಛಿಸುವುದಿಲ್ಲವೇ? ಅಲ್ಲಾಹ್ ಅತ್ಯಂತ ಕ್ಷಮಾಶೀಲನೂ ಕರುಣಾ ನಿಧಿಯೂ ಆಗಿರುತ್ತಾನೆ.¹⁴

يَعِظُكُمُ اللَّهُ أَنْ تَعُودُوا لِمِثْلِهِ أَبَدًا
إِنْ كُنْتُمْ مُؤْمِنِينَ ﴿١٧﴾

وَيُبَيِّنُ اللَّهُ لَكُمُ الْآيَاتِ وَاللَّهُ
عَلِيمٌ حَكِيمٌ ﴿١٨﴾

إِنَّ الَّذِينَ يُحِبُّونَ أَنْ تَشِيعَ الْفَاحِشَةُ
فِي الَّذِينَ آمَنُوا لَهُمْ عَذَابٌ أَلِيمٌ
فِي الدُّنْيَا وَالْآخِرَةِ وَاللَّهُ يَعْلَمُ
وَأَنْتُمْ لَا تَعْلَمُونَ ﴿١٩﴾

وَلَوْ لَا فَضْلُ اللَّهِ عَلَيْكُمْ وَرَحْمَتُهُ
وَأَنَّ اللَّهَ سَرِيعٌ رَحِيمٌ ﴿٢٠﴾

يَا أَيُّهَا الَّذِينَ آمَنُوا لَا تَتَّبِعُوا خُطُوَاتِ
الشَّيْطَانِ وَمَنْ يَتَّبِعْ خُطُوَاتِ الشَّيْطَانِ
فَإِنَّهُ يَأْمُرُ بِالْفَحْشَاءِ وَالْمُنْكَرِ
وَلَوْ لَا فَضْلُ اللَّهِ عَلَيْكُمْ وَرَحْمَتُهُ
مَا تَرَكَ مِنْكُمْ مِنْ أَحَدٍ أَبَدًا وَلَكِنَّ
اللَّهَ يُزَكِّي مَنْ يَشَاءُ وَاللَّهُ سَمِيعٌ عَلِيمٌ ﴿٢١﴾

وَلَا يَأْتَلِ أُولُو الْفَضْلِ مِنْكُمْ وَالسَّعَةِ
أَنْ يُؤْتُوا أُولِي الْقُرْبَى وَالسَّكِينِ
وَالْمُهَاجِرِينَ فِي سَبِيلِ اللَّهِ وَلْيَعْفُوا
وَلْيَصْفَحُوا أَلَا تُحِبُّونَ أَنْ يَغْفِرَ
اللَّهُ لَكُمْ وَاللَّهُ غَفُورٌ رَحِيمٌ ﴿٢٢﴾

14. ಆರೋಪ ಹೊರಿಸುವವರ ಜತೆ ಕೆಲವು ಮುಗ್ಧ ಮುಸ್ಲಿಮರೂ ಸೇರಿಕೊಂಡಿದ್ದ ಹಿನ್ನೆಲೆಯಲ್ಲಿ ಈ ಸೂಕ್ತ ಅಪವಿರ್ಣಗೊಂಡಿದೆ. ಆ ಪೈಕಿ ಹ. ಅಬೂಬಕರ್(ರ) ಹತ್ತಿರದ ಸಂಬಂಧಿಯೊಬ್ಬರೂ ಸೇರಿದ್ದರು. ಅವರಿಗೆ ಹ. ಅಬೂಬಕರ್(ರ) ಸದಾ ಉಪಕಾರ ಮಾಡುತ್ತಿದ್ದರು. ಈ ವೇದನಾಯುಕ್ತ ಘಟನೆಯ ಬಳಿಕ ಹ. ಅಬೂಬಕರ್(ರ) ಅವರಿಗೆ ಇನ್ನೆಂದೂ ಉಪಕಾರ ಮಾಡದಿರುವ ಶಪಥ

23. ಸುಶೀಲೆಯರಾದ, ಮುಗ್ಧೆಯರಾದ ಸತ್ಯವಿಶ್ವಾಸಿನಿಯರ ಮೇಲೆ ಸುಳ್ಳಾರೋಪ ಹೊರಿಸುವವರನ್ನು ಈ ಲೋಕದಲ್ಲೂ ಪರಲೋಕದಲ್ಲೂ ಶಪಿಸಲಾಗಿದೆ ಮತ್ತು ಅವರಿಗಾಗಿ ಮಹಾ ಯಾತನೆ ಇದೆ.

إِنَّ الَّذِينَ يَرْمُونَ الْمُحْصَنَاتِ الْغَافِلَاتِ
الْمُؤْمِنَاتِ لَعُنُوا فِي الدُّنْيَا وَالْآخِرَةِ
وَأُحْزِنُوا لَهُمْ عَذَابٌ عَظِيمٌ ﴿٢٣﴾

24. ಅವರು ತಮ್ಮ ನಾಲಗೆಗಳೂ ಕೈಕಾಲುಗಳೂ ಅವರ ಕೃತ್ಯಗಳ ಸಾಕ್ಷಿ ಹೇಳಲಿರುವ ಆ ದಿನವನ್ನು ಮರೆಯದಿರಲಿ.

يَوْمَ تَشْهَدُ عَلَيْهِمْ أَلْسِنَتُهُمْ
وَأَيْدِيهِمْ وَأَرْجُلُهُمْ بِمَا كَانُوا يَعْمَلُونَ ﴿٢٤﴾

25. ಅಂದು ಅಲ್ಲಾಹನು ಅವರಿಗೆ ತಕ್ಕದಾದ ಪ್ರತಿಫಲವನ್ನು ಸಂಪೂರ್ಣವಾಗಿ ಕೊಡುವನು ಮತ್ತು ಅಲ್ಲಾಹನೇ ಪರಮಸತ್ಯನು ಮತ್ತು ಸತ್ಯವನ್ನು ಸತ್ಯವೆಂದು ಸಾಧಿಸಿ ತೋರಿಸುವವನು ಎಂಬುದು ಅವರಿಗೆ ತಿಳಿಯುವುದು.

يَوْمَ يَمِيزُ اللَّهُ الَّذِينَ هُمْ الْحَقِّ
وَيَعْلَمُونَ أَنَّ اللَّهَ هُوَ الْحَقُّ الْمُبِينُ ﴿٢٥﴾

26. ದುಶ್ಚೀಲೆಯರು ದುಶ್ಚೀಲರಿಗಾಗಿ ಮತ್ತು ದುಶ್ಚೀಲರು ದುಶ್ಚೀಲೆಯರಿಗಾಗಿರುವರು. ಸುಶೀಲೆಯರು ಸುಶೀಲರಿಗಾಗಿ ಮತ್ತು ಸುಶೀಲರು ಸುಶೀಲೆಯರಿಗಾಗಿರುವರು. ಜನರು ಆಡುತ್ತಿರುವ ಮಾತುಗಳಿಂದ ಅವರು ಮುಕ್ತರಾಗಿರುತ್ತಾರೆ. ಅವರಿಗಾಗಿ ಕ್ಷಮೆ ಇದೆ ಮತ್ತು ಸನ್ಮಾನ ಜೀವನಾಧಾರವಿದೆ.

الْخَبِيثَاتُ لِلْخَبِيثِينَ وَالْخَبِيثُونَ
لِلْخَبِيثَاتِ وَالطَّيِّبَاتُ لِلطَّيِّبِينَ
وَالطَّيِّبُونَ لِلطَّيِّبَاتِ أُولَئِكَ مُبَرَّءُونَ مِمَّا
يَقُولُونَ لَهُمْ مَغْفِرَةٌ وَأَرْزُقٌ كَرِيمٌ ﴿٢٦﴾

27. ಸತ್ಯವಿಶ್ವಾಸಿಗಳೇ¹⁵ ನಿಮ್ಮ ಮನೆಗಳ ಹೊರತು ಇತರರ ಮನೆಗಳಿಗೆ ಅವರ ಒಪ್ಪಿಗೆ ಪಡೆಯದೆ ಹಾಗೂ ಮನೆಯವರಿಗೆ ಸಲಾಮ್ ಹೇಳದೆ ಪ್ರವೇಶಿಸಬೇಡಿ. ಈ ಕ್ರಮವು ನಿಮ್ಮ ಮಟ್ಟಿಗೆ ಉತ್ತಮ. ನೀವು ಇದನ್ನು ಗಮನದಲ್ಲಿರಿಸುವರೆಂದು ನಿರೀಕ್ಷಿಸಲಾಗಿದೆ.

يَا أَيُّهَا الَّذِينَ آمَنُوا لَا تَدْخُلُوا بُيُوتًا
غَيْرَ بِيُوتِكُمْ حَتَّى تَسْتَأْذِنُوا
وَسَلِّمُوا عَلَى أَهْلِهَا ذَلِكَ خَيْرٌ
لَكُمْ لَعَلَّكُمْ تَذَكَّرُونَ ﴿٢٧﴾

28. ಇನ್ನು ಅಲ್ಲಿ ಯಾರೂ ಕಾಣಿಸದಿದ್ದರೆ ನಿಮಗೆ ಅನುಮತಿ ಸಿಗುವ ವರೆಗೂ ಅದರೊಳಗೆ ಪ್ರವೇಶಿಸಬೇಡಿರಿ¹⁶ ಮತ್ತು ಮರಳಿ

فَإِنْ لَمْ تَجِدُوا فِيهَا أَحَدًا فَلَا تَدْخُلُوهَا

ಮಾಡಿದರು. ಆದರೆ ಅಲ್ಲಾಹನಿಗೆ ಹ. ಅಬೂಬಕರ್ ಸಿದ್ದೀಕ್‌ರಂತಹ(ರ) ವ್ಯಕ್ತಿ ಕ್ಷಮೆಯ ಧೋರಣೆಯನ್ನು ಅನುಸರಿಸದೇ ಇರುವುದು ಇಷ್ಟವಾಗಲಿಲ್ಲ.

15. ಅಧ್ಯಾಯದ ಆರಂಭದಲ್ಲಿ ನೀಡಲಾದ ಆದೇಶಗಳ ಉದ್ದೇಶ ಸಮಾಜದಲ್ಲಿ ಯಾವುದೇ ರೀತಿಯ ಕೆಡುಕು ತಲೆದೋರಿದರೆ ಅದನ್ನು ನಿವಾರಿಸುವುದು ಹೇಗೆ ಎಂಬುದಕ್ಕಾಗಿತ್ತು. ಮುಂದೆ ನೀಡಲಾಗಿರುವ ಆದೇಶಗಳಲ್ಲಿ ಕೆಡುಕುಗಳು ಸಮಾಜದಲ್ಲಿ ಹುಟ್ಟುವುದನ್ನೂ ಮೂಲದಲ್ಲೇ ತಡೆಗಟ್ಟುವ, ನಾಗರಿಕತೆಯ ರೀತಿ-ನೀತಿಗಳನ್ನು ತಿದ್ದುವ ಮತ್ತು ಕೆಡುಕಿನ ಉಗಮಕ್ಕೆ ಕಾರಣವಾದ ಅಂಶಗಳನ್ನೇ ಕೊನೆಗೊಳಿಸಿಬಿಡುವಂತಹ ಆದೇಶಗಳನ್ನು ಕೊಡಲಾಗಿದೆ.

16. ಅರ್ಥಾತ್- ಖಾಲಿಯಾಗಿರುವ ಯಾರ ಮನೆಗೂ ಪ್ರವೇಶಿಸುವುದು ಧರ್ಮಸಮ್ಮತವಲ್ಲ. ಮನೆಯ ಯಜಮಾನ ಸ್ವತಃ ಅವನಿಗೆ ಅದರ ಅನುಮತಿ ಕೊಟ್ಟಿದ್ದರೆ ಅಭ್ಯಂತರವಿಲ್ಲ. ಉದಾ: ನಾನಿಲ್ಲದಿದ್ದರೂ ನೀವು ನನ್ನ ಕೋಣೆಯಲ್ಲಿ ಕುಳಿತಿರಿ ಎಂದು ಅವನು ನಿಮ್ಮೊಡನೆ ಹೇಳಿರುವುದು ಅಥವಾ ಅವನು ಬೇರೆ ಸ್ಥಳದಲ್ಲಿದ್ದು ನೀವು ಬಂದ ಸಮಾಚಾರ ತಿಳಿದು ಮನೆಯಲ್ಲಿ ಕುಳಿತಿರಿ, ನಾನು ಈಗ ಬರುತ್ತೇನೆ ಎಂದು ಹೇಳಿ ಕಳುಹಿಸಿರುವುದೇ ಮುಂತಾದ ಸಂದರ್ಭಗಳಲ್ಲಿ.

ಹೋಗಿರೆಂದು ನಿಮ್ಮೊಡನೆ ಹೇಳಲಾದರೆ ಮರಳಿ ಬಿಡಿರಿ. ಇದು ನಿಮ್ಮ ಪಾಲಿಗೆ ಹೆಚ್ಚು ಪರಿಶುದ್ಧವಾದ ಕ್ರಮ¹⁷ ಮತ್ತು ನೀವು ಮಾಡುತ್ತಿರುವುದೆಲ್ಲವನ್ನೂ ಅಲ್ಲಾಹನು ಚೆನ್ನಾಗಿ ತಿಳಿದಿರುತ್ತಾನೆ.

29. ಆದರೆ ಯಾರೂ ವಾಸಿಸದಂತಹ ಮತ್ತು ನಿಮಗೆ ಉಪಯೋಗದ ವಸ್ತುವೇನಾದರೂ ಇರುವಂತಹ ನಿವಾಸದೊಳಗೆ ಪ್ರವೇಶಿಸುವುದರಲ್ಲಿ ಅಡ್ಡಿಯಿಲ್ಲ.¹⁸ ನೀವು ಪ್ರಕಟಗೊಳಿಸುವುದನ್ನೂ ಬಚ್ಚಿಡುವುದನ್ನೂ ಅಲ್ಲಾಹನು ಅರಿಯುವನು.

30. ವೈಗಂಬರರೇ, ಸತ್ಯವಿಶ್ವಾಸಿಗಳೊಡನೆ ತಮ್ಮ ದೃಷ್ಟಿಗಳನ್ನು ಕೆಳಗಿರಿಸಿ ಕೊಳ್ಳಲಿಕ್ಕೂ¹⁹ ತಮ್ಮ ಗುಪ್ತಾಂಗಗಳನ್ನು ರಕ್ಷಿಸಿಕೊಳ್ಳಲಿಕ್ಕೂ ಹೇಳಿರಿ. ಇದು ಅವರ ಪಾಲಿಗೆ ಹೆಚ್ಚು ಪರಿಶುದ್ಧವಾದ ಕ್ರಮವಾಗಿದೆ. ಅಲ್ಲಾಹನು ಅವರು ಮಾಡುವುದೆಲ್ಲವನ್ನೂ ಅರಿಯುವವನಾಗಿದ್ದಾನೆ.

31. ವೈಗಂಬರರೇ, ಸತ್ಯವಿಶ್ವಾಸಿನಿಯರೊಡನೆ ಹೇಳಿರಿ - ಅವರು ತಮ್ಮ ದೃಷ್ಟಿಗಳನ್ನು ಕೆಳಗಿರಿಸಿ ಕೊಳ್ಳಲಿ ತಮ್ಮ ಗುಪ್ತಾಂಗಗಳನ್ನು ರಕ್ಷಿಸಿಕೊಳ್ಳಲಿ²⁰ ಮತ್ತು ತಮ್ಮ ಶೃಂಗಾರಗಳನ್ನು ತೋರಿಸದಿರಲಿ (ಆದರೆ) ಸ್ವಯಂ ಪ್ರಕಟವಾಗುವಂತಹವುಗಳನ್ನು ಹೊರತು. ಮತ್ತು ತಮ್ಮ ಎದೆಯ ಮೇಲೆ ತಮ್ಮ ಮೇಲು ಹೊದಿಕೆಯ

حَتَّى يُؤَدِّنَ لَكُمْ وَإِنْ قِيلَ لَكُمْ
ارْجِعُوا فَارْجِعُوا هُوَ أَزْكَى لَكُمْ
وَ اللَّهُ بِمَا تَعْمَلُونَ عَلِيمٌ ﴿٢٩﴾

لَيْسَ عَلَيْكُمْ جُنَاحٌ أَنْ تَدْخُلُوا بُيُوتَكُمْ
غَيْرَ مَسْكُونَةٍ فِيهَا مَتَاعٌ لَكُمْ وَاللَّهُ
يَعْلَمُ مَا تُبْدُونَ وَمَا تَكْتُمُونَ ﴿٣٠﴾

قُلْ لِلْمُؤْمِنِينَ يَعْضُوا مِنْ أَبْصَارِهِمْ
وَيَحْفَظُوا أَرْجُلَهُمْ ذَلِكَ أَزْكَى لَهُمْ
إِنَّ اللَّهَ خَبِيرٌ بِمَا يَصْنَعُونَ ﴿٣١﴾

وَقُلْ لِلْمُؤْمِنَاتِ يَعْضُنَ مِنْ أَبْصَارِهِنَّ
وَيَحْفَظْنَ أَرْجُلَهُنَّ وَلَا يُبْدِينَ
زِينَتَهُنَّ إِلَّا مَا ظَهَرَ مِنْهَا وَلْيَضْرِبْنَ
بِخُرُجِهِنَّ عَلَى خُفْيَيْنٍ وَلَا يُبْدِينَ
زِينَتَهُنَّ إِلَّا لِبُعُولَتِهِنَّ أَوْ آبَائِهِنَّ

17. ಅರ್ಥಾತ್- ಆ ಬಗ್ಗೆ ಬೇಸರಿಸಬಾರದು. ಭೇಟಿಯಾಗ ಬಯಸದಿದ್ದರೆ ಅದನ್ನು ನಿರಾಕರಿಸುವಂತಹ ಹಕ್ಕು ಪ್ರತಿಯೊಬ್ಬ ವ್ಯಕ್ತಿಗೂ ಇದೆ. ಹಾಗೆಯೇ ಯಾವುದಾದರೂ ಕಾರ್ಯಮಗ್ನತೆಯಿಂದಾಗಿ ಭೇಟಿಯಾಗಲು ಸಾಧ್ಯವಿಲ್ಲದಿದ್ದರೆ ವಿಷಾದದೊಂದಿಗೆ ಮರಳಿಸುವ ಅಧಿಕಾರ ಅವನಿಗಿದೆ.

18. ಅರ್ಥಾತ್- ಹೋಟೆಲ್, ವಿಹಾರಧಾಮ, ಅತಿಥಿಗೃಹ, ಅಂಗಡಿ, ಪ್ರವಾಸಧಾಮ ಮುಂತಾದ ಜನರ ಪ್ರವೇಶಕ್ಕೆ ಮುಕ್ತ ಅವಕಾಶವಿರುವ ಸ್ಥಳಗಳು.

19. ಮೂಲದಲ್ಲಿ 'ಗದ್ದೆ ಬಸರ್' ಅಥವಾ ದೃಷ್ಟಿಯನ್ನು ಕೆಳಗಿರಿಸುವ ಆದೇಶ ಕೊಡಲಾಗಿದೆ. ಪ್ರಸ್ತುತ ಪದವನ್ನು 'ದೃಷ್ಟಿಯನ್ನು ಕೆಳಗಿರಿಸುವುದು' ಎಂದು ಭಾಷಾಂತರಿಸಲಾಗುತ್ತದಾದರೂ ಅದರ ಅರ್ಥ, ಸದಾ ಕೆಳಗೇ ನೋಡುತ್ತಿರಬೇಕು ಎಂದಲ್ಲ. ಬದಲಾಗಿ ಎವೆಯಿಕ್ಕದೆ ಕಣ್ಣುಬಿಟ್ಟು ನೋಡಬಾರದು ಅಥವಾ ಕಣ್ಣನ್ನು ಮುಕ್ತವಾಗಿ ಬಿಟ್ಟು ನೋಡಬಾರದು ಎಂದಾಗಿದೆ. ದೃಷ್ಟಿಯನ್ನು ನಿಯಂತ್ರಿಸುವುದು ಎಂದೂ ಅದನ್ನು ಹೇಳಬಹುದು. ಅರ್ಥಾತ್ ಯಾವುದನ್ನು ನೋಡುವುದು ಸಮಂಜಸವಲ್ಲವೋ ಅದರಿಂದ ದೃಷ್ಟಿಯನ್ನು ಬೇರೆಡೆಗೆ ಸರಿಸುವುದು, ಹಾಗೆ ಮಾಡಲಿಕ್ಕಾಗಿ ಅವನು ಕೆಳಗೆ ನೋಡಿದರೂ ಅಥವಾ ಬೇರಾವ ಕಡೆಗೆ ದೃಷ್ಟಿಹರಿಸಿದರೂ ಸರಿಯೇ. ಹಿನ್ನೆಲೆಯನ್ನು ಗಮನಿಸಿದಾಗ ಪುರುಷರು ಸ್ತ್ರೀಯರನ್ನು ನೋಡುವುದು, ಇನ್ನೊಬ್ಬರ ಲಚ್ಚಾಂಗಗಳ ಮೇಲೆ ದೃಷ್ಟಿಹರಿಸುವುದು ಅಥವಾ ಅಶ್ಲೀಲ ದೃಶ್ಯಗಳನ್ನು ನೋಡುವುದರ ಕುರಿತು ಈ ನಿರ್ಬಂಧ ವಿಧಿಸಲಾಗಿದೆ ಎಂದು ವ್ಯಕ್ತವಾಗುತ್ತದೆ.

20. ಅಲ್ಲಾಹನ ಶರೀಅತ್ ಪುರುಷರ ಮುಂದಿರಿಸಿದಷ್ಟೇ ಬೇಡಿಕೆಗಳನ್ನು ಸ್ತ್ರೀಯರ ಮುಂದೆ ಇರಿಸುವುದಿಲ್ಲವೆಂಬುದು ಗಮನಾರ್ಹ. ಅರ್ಥಾತ್ ದೃಷ್ಟಿಯನ್ನು ಕೆಳಗಿರಿಸುವುದು ಮತ್ತು ಗುಪ್ತಾಂಗಗಳನ್ನು ರಕ್ಷಿಸುವುದು ಮಾತ್ರ ಅವರ ಕರ್ತವ್ಯವಲ್ಲ. ಪುರುಷನ ಮುಂದಿಡಲಾಗದಂತಹ ಕೆಲವೊಂದು ಬೇಡಿಕೆಗಳನ್ನೂ ಅವರ ಮುಂದಿಡಲಾಗುತ್ತದೆ. ಇದರಿಂದ ಈ ವಿಷಯದಲ್ಲಿ ಸ್ತ್ರೀ-ಪುರುಷರಿಬ್ಬರೂ ಸಮಾನರಲ್ಲವೆಂದು ವ್ಯಕ್ತವಾಗುತ್ತದೆ.

ಸೆರಗನ್ನು ಹಾಕಿಕೊಂಡಿರಲಿ. ಅವರು ತಮ್ಮ ಶೃಂಗಾರವನ್ನು ಇವರ ಹೊರತು ಇತರಿಗೆ ತೋರಿಸದಿರಲಿ- ಪತಿಯರು, ತಂದೆಯರು, ಪತಿಯ ತಂದೆಯರು²¹, ತಮ್ಮ ಪುತ್ರರು, ಪತಿಯರ ಪುತ್ರರು²², ಸಹೋದರರು²³, ಸಹೋದರ ಪುತ್ರರು, ಸಹೋದರಿಯರ ಪುತ್ರರು²⁴, ಆಪ್ತ ಸ್ತ್ರೀಯರು²⁵, ತಮ್ಮ ದಾಸಿಯರು, ಯಾವುದೇ ದುರಪೇಕ್ಷೆ ಇಲ್ಲದಂತಹ ಅಧೀನ ಸೇವಕರು²⁶ ಮತ್ತು ಇನ್ನೂ ಸ್ತ್ರೀಯರ ರಹಸ್ಯ ವಿಷಯಗಳನ್ನರಿಯದ ಬಾಲಕರು. ಅವರು, ತಾವು ಮರೆಸಿಟ್ಟಿರುವಂತಹ ಅಲಂಕಾರದ ಅರಿವು ಜನರಿಗಾಗುವಂತೆ ತಮ್ಮ ಪಾದಗಳನ್ನು ನೆಲಕ್ಕೆ ಬಡಿಯುತ್ತಾ ನಡೆಯದಿರಲಿ. ಸತ್ಯ ವಿಶ್ವಾಸಿಗಳೇ! ನೀವೆಲ್ಲರೂ ಸೇರಿ ಅಲ್ಪಾಹನೊಡನೆ ಕ್ಷಮಾಯಾಚನೆ ಮಾಡಿರಿ. ನಿಮಗೆ ಯಶಸ್ಸು ಪ್ರಾಪ್ತಿಯಾಗಲೂ ಬಹುದು.

32. ನಿಮ್ಮಲ್ಲಿ ಒಂಟಿಯಾಗಿರುವವರ ಮತ್ತು ನಿಮ್ಮ ದಾಸ-ದಾಸಿಯರಲ್ಲಿ ಸಜ್ಜನರಾಗಿರುವವರ ವಿವಾಹ ಮಾಡಿ ಬಿಡಿರಿ. ಅವರು ಬಡವರಾಗಿದ್ದರೆ ಅಲ್ಲಾಹ್ ತನ್ನ ಅನುಗ್ರಹದಿಂದ ಅವರನ್ನು ಸಂಪನ್ನಗೊಳಿಸುವನು. ಅಲ್ಲಾಹ್ ಅತಿ ವಿಶಾಲನೂ ಸರ್ವಜ್ಞನೂ ಆಗಿರುತ್ತಾನೆ.

33. ವಿವಾಹಾನುಕೂಲತೆ ಒದಗದವರು ಅಲ್ಲಾಹನು ತನ್ನ ಅನುಗ್ರಹದಿಂದ ಅವರನ್ನು ಸಂಪನ್ನಗೊಳಿಸುವವರೆಗೂ ಸಚ್ಚಾರಿತ್ರ್ಯವನ್ನು ಕಾಯ್ದುಕೊಳ್ಳಬೇಕು ಮತ್ತು ನಿಮ್ಮ ದಾಸರ ಪೈಕಿ ವಿಮೋಚನಾ ಕರಾರಿಗಾಗಿ ನಿವೇದಿಸಿಕೊಳ್ಳುವವರಲ್ಲಿ ಒಳಿತಿದೆ ಎಂದು ನಿಮಗೆ ತಿಳಿದು ಬಂದರೆ²⁷ ಅವರೊಡನೆ ವಿಮೋಚನಾ ಕರಾರು

بُعُولَتِهِنَّ أَوْ أَبْنَائِهِنَّ أَوْ إِخْوَانِهِنَّ أَوْ بَنِي إِخْوَانِهِنَّ أَوْ بَنِي أَخَوَاتِهِنَّ أَوْ نِسَائِهِنَّ أَوْ مَا مَلَكَتْ أَيْمَانُهُنَّ أَوِ الثَّيْبِينَ غَيْرِ أُولِي الْأَرْبَابَةِ مِنَ الرِّجَالِ أَوْ الطِّفْلِ الْأَنفِيِّ كَمَا يَظْهَرُونَ عَلَى عَوْرَاتِ النِّسَاءِ وَلَا يَضْرِبُونَ بَأْسًا جُلُوبَهُنَّ لِيُعْلَمَ مَا يَخْفَيْنَ مِنْ رَبِّنَّاهُنَّ وَتُؤْتُوا إِلَى اللَّهِ جَمِيعًا أَيُّهُ الْمُؤْمِنُونَ لَعَلَّكُمْ تُفْلِحُونَ ﴿٢١﴾

وَ أَنْكِحُوا الْأَيَامَى مِنْكُمْ وَالضَّالِّحِينَ مِنْ عِبَادِكُمْ وَإِمَائِكُمْ ط إِنَّ يَكُونُ مِنْكُمْ قُرَّاءٌ يُعْزِمُهُمُ اللَّهُ مِنْ فَضْلِهِ ط وَاللَّهُ وَاسِعٌ عَلِيمٌ ﴿٢٢﴾

وَأَلْسِنَتُهُنَّ لِيُعْلَمَ مَا يَخْفَيْنَ مِنْ رَبِّنَّاهُنَّ وَتُؤْتُوا إِلَى اللَّهِ جَمِيعًا أَيُّهُ الْمُؤْمِنُونَ لَعَلَّكُمْ تُفْلِحُونَ ﴿٢٣﴾

21. 'ತಂದೆ' ಎಂಬುದರಲ್ಲಿ ಅಜ್ಜ-ಮುತ್ತಜ್ಜ ಎಂಬ ಅರ್ಥವೂ ಅಡಕವಾಗಿದೆ. ಆದ್ದರಿಂದ ಸ್ತ್ರೀಯು ತನ್ನ ತಂದೆ ಮತ್ತು ಮಾವನ(ಪತಿಯ ತಂದೆ) ಮುಂದೆ ಬರುವಾಗ ಇರುವ ಸ್ಥಿತಿಯಲ್ಲೇ ಅಜ್ಜನ ಮನೆಯ ಎಲ್ಲಾ ಹಿರಿಯರ ಮುಂದೆಯೂ ಬರಬಹುದು.

22. ಪುತ್ರರು ಎಂಬ ಪದದಲ್ಲಿ ಮೊಮ್ಮಕ್ಕಳು, ಮರಿಮಕ್ಕಳು ಎಂಬ ಪದವೂ ಅಡಕವಾಗಿದೆ. ಈ ವಿಷಯದಲ್ಲಿ ಸ್ವಂತ ಮಕ್ಕಳು ಮತ್ತು ಮಲಮಕ್ಕಳು ಎಂಬ ಭೇದವನ್ನೂ ಕಲ್ಪಿಸಲಾಗಿಲ್ಲ. ತನ್ನ ಮಕ್ಕಳು ಮತ್ತು ಮೊಮ್ಮಕ್ಕಳ ಮುಂದೆ ಶೃಂಗಾರ ಪ್ರಕಟಣೆ ಮಾಡುವಂತೆಯೇ ತನ್ನ ಮಲಮಕ್ಕಳ ಸಂತಾನದ ಮುಂದೆಯೂ ಆಕೆ ಅಷ್ಟೇ ಸ್ವಾತಂತ್ರ್ಯದಿಂದ ಇರಬಹುದು.

23. 'ಸಹೋದರರು' ಎಂಬ ಪದದಲ್ಲಿ ಸ್ವಂತ ಸಹೋದರರೂ, ಮಲಸಹೋದರರೂ ಸೇರಿದ್ದಾರೆ.

24. ಸಹೋದರ-ಸಹೋದರಿಯರೆಂದರೆ ಮೂರೂ ವಿಧದ ಸಹೋದರ ಸಹೋದರಿಯರಾಗಿದ್ದಾರೆ. ಅವರ ಪುತ್ರರು ಮತ್ತು ಪೌತ್ರರು ಅವರ ಮಕ್ಕಳ ಸಾಲಿನಲ್ಲಿ ಸೇರುತ್ತಾರೆ.

25. ದುಶ್ಚೀಲೆಯರಾದ ಕೆಟ್ಟ ಸ್ತ್ರೀಯರ ಮುಂದೆ ಒಳ್ಳೆಯ ಮುಸ್ಲಿಮ್ ಸ್ತ್ರೀಯು ತಮ್ಮ ಸೌಂದರ್ಯವನ್ನು ಪ್ರಕಟಿಸಬಾರದೆಂದೂ ಇದರಿಂದ ಸಹಜವಾಗಿಯೇ ವ್ಯಕ್ತವಾಗುತ್ತದೆ.

26. ಅರ್ಥಾತ್- ಅಧೀನರಾಗಿರುವವರಾದ್ದರಿಂದ ಮನೆಯ ಸ್ತ್ರೀಯರ ಬಗ್ಗೆ ಯಾವುದೇ ಕೆಟ್ಟ ಭಾವನೆ ಹೊಂದುವ ಧೈರ್ಯ ತೋರುವ ಗುಮಾನಿಗೆ ಆಸ್ಪದ ಇಲ್ಲದಂತಹವರು.

27. ಒಳಿತು ಎಂದರೆ ಎರಡು ವಿಷಯಗಳಾಗಿವೆ. ಮೊದಲನೆಯದಾಗಿ ದಾಸನಲ್ಲಿ ವಿಮೋಚನಾ ಕರಾರಿನ ಮೊತ್ತವನ್ನು ಕೊಡಲು ಅರ್ಹತೆ

ಮಾಡಿಕೊಳ್ಳಿರಿ²⁸ ಮತ್ತು ಅಲ್ಲಾಹನು ಕೊಟ್ಟಿರುವ ಸಂಪತ್ತಿನಿಂದ ಅವರಿಗೆ ಕೊಡಿರಿ.²⁹ ನಿಮ್ಮ ದಾಸಿಯರು ಸ್ವತಃ ಸುಶೀಲೆಯಾಗಿ ರಲು ಬಯಸುವಾಗ³⁰ ಅವರನ್ನು ಲೌಕಿಕ ಲಾಭಗಳಿಗಾಗಿ ವೇಶ್ಯಾ ವೃತ್ತಿಗೆ ನಿರ್ಬಂಧಿಸಬೇಡಿರಿ³¹, ಅವರನ್ನು ಯಾರಾದರೂ ಒತ್ತಾಯಿಸಿದರೆ ಈ ಒತ್ತಡದ ಅನಂತರ ಅಲ್ಲಾಹ್ ಅವರ (ದಾಸಿಯರ) ಮಟ್ಟಿಗೆ ಕ್ಷಮಾದಾನಿಯೂ ಕರುಣಾನಿಧಿಯೂ ಆಗಿರುತ್ತಾನೆ.

34. ನಾವು ಸುಸ್ವಪ್ನ ಮಾರ್ಗದರ್ಶನ ನೀಡುವ ಸೂಕ್ತಗಳನ್ನು ನಿಮ್ಮ ಬಳಿಗೆ ಕಳುಹಿಸಿದ್ದೇವೆ. ನಿಮಗಿಂತ ಮುಂಚೆ ಗತಿಸಿದ ಜನಾಂಗಗಳ ಬೋಧಪ್ರದ ದೃಷ್ಟಾಂತಗಳನ್ನೂ ಭಯವಿರಿಸಿಕೊಳ್ಳುವವರಿಗೆ ಉಪದೇಶಗಳನ್ನೂ ನಾವು ನಿಮ್ಮ ಮುಂದಿರಿಸಿದ್ದೇವೆ.

35. ಅಲ್ಲಾಹನು ಭೂಮಿ-ಆಕಾಶಗಳ ಪ್ರಕಾಶವಾಗಿರುವನು.³² (ವಿಶ್ವದಲ್ಲಿ) ಅವನ ಪ್ರಕಾಶದ ಉಪಮೆ ಹೀಗಿದೆ; ಒಂದು ಗೋಡೆ ಗೂಡಿನಲ್ಲಿ ಒಂದು ದೀಪವನ್ನಿಡಲಾಗಿದೆ. ದೀಪವು ಒಂದು ಗಾಜಿನ ಬುರುಡೆಯೊಳಗಿದೆ. ಬುರುಡೆಯು ಮುತ್ತಿನಂತೆ ಹೊಳೆಯುವ ತಾರೆಯಂತಿದೆ. ಆ ದೀಪವನ್ನು ಪೌರ್ವಾತ್ಯವೂ ಪಾಶ್ಚಿಮಾತ್ಯವೂ ಅಲ್ಲದ ಇಪ್ಪೆಯ(Olive) ಒಂದು ಸಮೃದ್ಧ ಮರದ ಎಣ್ಣೆಯಿಂದ ಬೆಳಗಿಸಲಾಗುತ್ತದೆ. ಅದರ ಎಣ್ಣೆಗೆ ಬೆಂಕಿ ತಾಗದಿದ್ದರೂ ಅದು ತಾನಾಗಿಯೇ ಪ್ರಜ್ವಲಿಸುತ್ತದೆ. (ಹೀಗೆ) ಪ್ರಕಾಶದ ಮೇಲೆ ಪ್ರಕಾಶ (ವನ್ನು ವರ್ಧಿಸುವ ಎಲ್ಲಾ ಸಾಧನಗಳು ಒಟ್ಟುಗೂಡಿರುತ್ತವೆ)³³ ಅಲ್ಲಾಹನು ತಾನಿಚ್ಛಿಸಿದವರಿಗೆ ತನ್ನ

وَآتُوهُمْ مِّن مَّالِ اللَّهِ الَّذِي آتَاكُمْ
وَلَا تُكْرِهُوا فَتِيحتَكُمْ عَلَى الْبِعَاءِ إِنَّ
أَرْدَنَ تَحْتًا لَّيَتَّبَعُوا عَرَضَ الْحَيَوَةِ
الَّذِي نَبِطُ وَمَنْ يُكْرِهِنَّ فَإِنَّ اللَّهَ
بَعْدَ إِكْرَاهِهِنَّ غَفُورٌ رَّحِيمٌ ﴿٢٩﴾

وَكَفَدْنَا لَكُمْ آيَاتٍ مُّبِينَاتٍ
وَمَثَلًا مِّنَ الَّذِينَ خَلَوْا مِن قَبْلِكُمْ
وَمَوْعِظَةً لِّلْمُتَّقِينَ ﴿٣٠﴾

اللَّهُ نُورُ السَّمَوَاتِ وَالْأَرْضِ مِثْلُ
نُورِهِ كَمِثْلِ شَوْكَةٍ فِيهَا مِصْبَاحٌ
الْيَصْبِاحُ فِي رُجَاةٍ الرُّجَاةُ كَأَنَّهَا
كَوْكَبٌ دُرِّيٌّ يُوقَدُ مِنْ شَجَرَةٍ
مُّبْرَكَةٍ زَيْتُونَةٍ لَا شَرْقِيَّةٍ
وَلَا عَرَبِيَّةٍ يَكَادُ رِيحُهَا
يُضِيءُ وَلَوْ لَمْ تَمْسَسْهُ
نَارٌ نُّورٌ عَلَى نُورٍ يَهْدِي اللَّهُ
لِنُورِهِ مَن يَشَاءُ وَيَضْرِبُ اللَّهُ
الْأَمْثَالَ

ಇರಬೇಕು. ಎರಡನೆಯದಾಗಿ ಅವನಲ್ಲಿ ಅವನ ಮಾತಿಗೆ ಒಪ್ಪಿ ಕರಾರು ಮಾಡಬಹುದಾದಷ್ಟು ಪ್ರಾಮಾಣಿಕತೆ ಮತ್ತು ಸತ್ಯಸಂಧತೆ ಇರಬೇಕು.

28. ವಿಮೋಚನಾ ಕರಾರು ಮಾಡುವುದೆಂದರೆ, ಒಬ್ಬ ದಾಸ ಅಥವಾ ದಾಸಿ ತನ್ನ ಸ್ವಾತಂತ್ರ್ಯಕ್ಕಾಗಿ ಯಜಮಾನನಿಗೆ ಪರಿಹಾರ ನೀಡುವ ಪ್ರಸ್ತಾಪ ಮಾಡಿದಾಗ ಯಜಮಾನ ಅದನ್ನು ಸ್ವೀಕರಿಸಿಕೊಂಡರೆ ಆ ಕುರಿತು ಶರತ್ತುಗಳನ್ನು ದಾಖಲಿಸಬೇಕು.
29. ಇದು ಸಾರ್ವತ್ರಿಕ ಆದೇಶ. ಯಜಮಾನನು ಸ್ವಲ್ಪ ಮೊತ್ತವನ್ನು ಕ್ಷಮಿಸಿ ಬಿಡಬೇಕು. ಇತರ ಮುಸ್ಲಿಮರೂ ಅವನಿಗೆ ನೆರವಾಗಬೇಕು. ಬೈತುಲ್ ಮಾಲ್‌ನ ಮೂಲಕವೂ ಅವರಿಗೆ ನೆರವಾಗಬೇಕು.
30. ಅರ್ಥಾತ್- ದಾಸಿ ತನ್ನಿಚ್ಛೆಯಿಂದ ಅನೈತಿಕ ಕೆಲಸ ಮಾಡಿದ್ದರೆ ಆ ಅಪರಾಧಕ್ಕೆ ಆಕೆಯೇ ಜವಾಬ್ದಾರಳು. ಶಾಸನ ಈ ಅಪರಾಧಕ್ಕಾಗಿ ಆಕೆಯನ್ನೇ ತಪ್ಪಿತಸ್ಥಳೆಂದು ಪರಿಗಣಿಸುವುದು. ಆದರೆ ಆಕೆಯ ಯಜಮಾನ ಒತ್ತಾಯಪೂರ್ವಕವಾಗಿ ಆಕೆಯಿಂದ ಈ ಕೆಲಸ ಮಾಡಿಸಿದರೆ ಅದರ ಹೊಣೆಗಾರಿಕೆ ಯಜಮಾನನ ಮೇಲಿರುವುದು. ಆ ಅಪರಾಧಕ್ಕಾಗಿ ಅವನನ್ನೇ ತಪ್ಪಿತಸ್ಥನೆಂದು ಪರಿಗಣಿಸಲಾಗುವುದು.
31. ಅಜ್ಞಾನ ಕಾಲದಲ್ಲಿ ಅರಬರು ದಾಸಿಯರಿಂದ ವೇಶ್ಯಾವಾಟಿಕೆ ನಡೆಸುತ್ತಿದ್ದರು ಮತ್ತು ಅದರ ಸಂಪಾದನೆಯನ್ನು ಉಪಯೋಗಿಸುತ್ತಿದ್ದರು. ಇಸ್ಲಾಮ್ ಈ ವೃತ್ತಿಯನ್ನು ನಿಷೇಧಿಸಿತು.
32. ಅರ್ಥಾತ್- ನಿಸರ್ಗದಲ್ಲಿ ಗೋಚರಿಸುತ್ತಿರುವುದೆಲ್ಲವೂ ಅವನ ಪ್ರಕಾಶದಿಂದಲೇ ಆಗಿದೆ.
33. ಈ ಉದಾಹರಣೆಯಲ್ಲಿ ಅಲ್ಲಾಹನನ್ನು ದೀಪಕ್ಕೂ ನಿಸರ್ಗವನ್ನು ಗೋಡೆಗೂಡುಗೂ ಹೋಲಿಸಲಾಗಿದೆ. ಗಾಜಿನ ಬುರುಡೆಯೆಂದರೆ ದೇವನು

ಪ್ರಕಾಶದಡೆಗೆ ಮಾರ್ಗದರ್ಶನ ನೀಡುತ್ತಾನೆ. ಅವನು ಜನರಿಗೆ ಉಪಮೆಗಳ ಮೂಲಕ ಮನವರಿಕೆ ಮಾಡಿಸುತ್ತಾನೆ. ಅಲ್ಲಾಹನು ಸಕಲ ವಸ್ತುಗಳನ್ನೂ ಬಲ್ಲವನಾಗಿರುತ್ತಾನೆ.

36-37. (ಅವನ ಪ್ರಕಾಶದ ಕಡೆಗೆ ಮಾರ್ಗದರ್ಶನ ಪಡೆಯುವವರು) ಅಲ್ಲಾಹನು ಉನ್ನತಗೊಳಿಸಲು ಹಾಗೂ ಅವುಗಳಲ್ಲಿ ತನ್ನ ನಾಮಸ್ಮರಣೆ ಮಾಡಲು ಅನುಮತಿ ನೀಡಿರುವಂತಹ ಮನೆಗಳಲ್ಲಿ ಕಂಡು ಬರುತ್ತಾರೆ. ಅವುಗಳೊಳಗೆ ಬೆಳಗು ಬೈಗುಗಳಲ್ಲಿ ಅವನ ಕೀರ್ತನೆ ಮಾಡುತ್ತಿರುವವರನ್ನು ವ್ಯಾಪಾರ ಮತ್ತು ಕ್ರಯ-ವಿಕ್ರಯಗಳು, ಅಲ್ಲಾಹನ ಸ್ಮರಣೆಯಿಂದಲೂ ನಮಾಝಿನ ಸಂಸ್ಥಾಪನೆಯಿಂದಲೂ ಝಕಾತಿನ ಪಾವತಿಯಿಂದಲೂ ಅಲಕ್ಷ್ಯ ರಾಗಿ ಮಾಡುವುದಿಲ್ಲ. ಹೃದಯಗಳು ಪಲ್ಲಟಗೊಳ್ಳುವ ಮತ್ತು ದೃಷ್ಟಿಗಳು ಸ್ತಬ್ಧಗೊಳ್ಳುವಂತಹ ಆ ದಿನವನ್ನು ಅವರು ಭಯ ಪಡುತ್ತಿರುವರು.

38. ಅಲ್ಲಾಹನು ಅವರಿಗೆ ಅವರ ಅತ್ಯುತ್ತಮ ಕರ್ಮದ ಫಲಗಳನ್ನು ಮತ್ತು ತನ್ನ ಅನುಗ್ರಹದಿಂದ ಇನ್ನಷ್ಟನ್ನು ದಯಪಾಲಿಸುವಂತಾಗಲಿ ಕ್ಯಾಗಿ (ಅವರು ಇದನ್ನೆಲ್ಲಾ ಮಾಡುತ್ತಾರೆ). ಅಲ್ಲಾಹನು ತಾನಿಚ್ಛಿಸಿದವರಿಗೆ ಅಪರಿಮಿತವಾಗಿ ನೀಡುತ್ತಾನೆ.

39. (ಇದಕ್ಕೆ ವ್ಯತಿರಿಕ್ತವಾಗಿ) ಸತ್ಯನಿಷೇಧವನ್ನು ಕೈಗೊಂಡವರ ಕರ್ಮಗಳ ಉದಾಹರಣೆ ಹೀಗಿದೆ; ನಿರ್ಜಲ ಮರುಭೂಮಿಯಲ್ಲಿರುವ ಮರೀಚಿಕೆ. ಅದನ್ನು ಬಾಯಾರಿಕೆಯಾದವನು ನೀರೆಂದು ಭ್ರಮಿಸಿದ್ದನು. ಆದರೆ ಅಲ್ಲಿಗೆ ತಲುಪಿದಾಗ ಅಲ್ಲೇನನ್ನೂ ಕಾಣಲಿಲ್ಲ. ಬದಲಾಗಿ ಅಲ್ಲಿ ಅವನು ಅಲ್ಲಾಹನನ್ನು ಕಂಡನು. ಅವನು (ಅಲ್ಲಾಹನು) ಅವನ ಲೆಕ್ಕವನ್ನು ಸಂಪೂರ್ಣವಾಗಿ ತೀರಿಸಿಬಿಟ್ಟನು ಮತ್ತು ಅಲ್ಲಾಹನಿಗೆ ಲೆಕ್ಕ ತೀರಿಸುವುದರಲ್ಲಿ ವಿಳಂಬವಾಗುವುದಿಲ್ಲ.

لِّلنَّاسِ ۗ وَاللَّهُ بِكُلِّ شَيْءٍ عَلِيمٌ ﴿٣٦﴾

فِي بُيُوتٍ آذَنَ اللَّهُ أَنْ تُرْفَعُوا وَيُنَادِرُ فِيهَا اسْمَهُ يُسَبِّحُ لَهُ فِيهَا بِالْغُدُوِّ وَالْآصَالِ ﴿٣٧﴾

رَجَالٍ لَا تُلْهِهُمُ تِجَارَةٌ وَلَا بَيْعٌ عَنْ ذِكْرِ اللَّهِ وَإِقَامِ الصَّلَاةِ وَإِيتَاءِ الزَّكَاةِ يُخَافُونَ يَوْمًا تَتَقَلَّبُ فِيهِ الْقُلُوبُ وَالْأَبْصَارُ ﴿٣٨﴾

لِيَجْزِيَ اللَّهُ أَحْسَنَ مَا عَمِلُوا وَيَزِيدَهُم مِّن فَضْلِهِ ۗ وَاللَّهُ يَرِثُ مَن يَشَاءُ بِخَيْرٍ حِسَابٍ ﴿٣٩﴾

وَالَّذِينَ كَفَرُوا أَعْمَالُهُمْ كَسَرَابٍ بِقِيَعَةٍ يُحْسَبُ الظَّمَانُ مَاءً ۖ حَتَّىٰ إِذَا جَاءَهُمْ لَمْ يَجِدْهُ شَيْئًا وَوَجَدَ اللَّهُ عِندَهُ قَوْفَهُ ۗ حِسَابُهُ ۗ وَاللَّهُ سَرِيعُ الْحِسَابِ ﴿٤٠﴾

ತನ್ನನ್ನು ಸೃಷ್ಟಿಗಳ ದೃಷ್ಟಿಯಿಂದ ಮರೆಮಾಚಲು ಮಾಡಿರುವ ಪರದೆ. ಆದರೆ ಈ ಪರದೆ ಮರೆಮಾಚಲು ಇರುವುದಿಲ್ಲ. ಬದಲಾಗಿ ಅತ್ಯಂತ ತೀವ್ರವಾಗಿ ಪ್ರಶೋಭಿ ಸುವ ಪರದೆಯಂತಿದೆ. ಸೃಷ್ಟಿಗಳ ಕಣ್ಣುಗಳು ಅದನ್ನು ನೋಡಲು ಅಸಮರ್ಥವಾಗಿವೆ. ಏಕೆಂದರೆ ಅದಷ್ಟು ತೀಕ್ಷ್ಣ, ವಿಸ್ತೃತ ಮತ್ತು ವ್ಯಾಪಕವಾಗಿದೆಯೆಂದರೆ ಪರಿಮಿತ ಶಕ್ತಿಯನ್ನು ಹೊಂದಿರುವ ದೃಷ್ಟಿಗಳಿಂದ ಅದನ್ನು ನೋಡಲು ಸಾಧ್ಯವಿಲ್ಲ. ಇನ್ನು "ಆ ದೀಪವನ್ನು ಪೌರ್ವಾತ್ಯವೂ ಪಾಶ್ಚಿಮಾತ್ಯವೂ ಅಲ್ಲದ ಆಲಿವ್‌ನ ಎಣ್ಣೆಯಿಂದ ಬೆಳಗಿಸಲಾಗುತ್ತದೆ" ಎಂಬ ವಿಷಯ. ಇದನ್ನು ದೀಪದ ಬೆಳಕಿನ ಪರಿಪೂರ್ಣತೆ ಮತ್ತು ತೀಕ್ಷ್ಣತೆಯ ಭಾವನೆ ಮೂಡಿಸಲಿಕ್ಕಾಗಿ ಹೇಳಲಾಗಿದೆ. ಏಕೆಂದರೆ ಪ್ರಾಚೀನ ಕಾಲದಲ್ಲಿ ಆಲಿವ್‌ನ ಎಣ್ಣೆಯಿಂದ ಹೊತ್ತಿಸಲಾಗುವ ಕಂದೀಲುಗಳಿಂದ ಗರಿಷ್ಠ ಬೆಳಕು ಸಿಗುತ್ತಿತ್ತು. ಅದರಲ್ಲೂ ಎತ್ತರವಾದ ಮತ್ತು ಬಯಲು ಪ್ರದೇಶದಲ್ಲಿ ಹುಟ್ಟಿದ ಆಲಿವ್ ಮರದಿಂದ ತೆಗೆಯಲಾದ ಎಣ್ಣೆಯಿಂದ ಉರಿಸುವ ದೀಪಗಳು ಅತ್ಯಂತ ಪ್ರಕಾಶಮಯವಾಗಿರುತ್ತಿದ್ದುವು. "ಬೆಂಕಿ ತಾಗಿದರೂ ಇಲ್ಲದಿದ್ದರೂ ಅದು ತಾನಾಗಿಯೇ ಉರಿದೇಳುತ್ತದೆ" ಎಂಬ ನಿರೂಪಣೆಯ ಉದ್ದೇಶವೂ ದೀಪದ ಪ್ರಕಾಶ ಅತ್ಯಂತ ತೀಕ್ಷ್ಣವಾಗಿದೆ ಎಂಬ ಭಾವನೆಯನ್ನು ಮೂಡಿಸುವುದೇ ಆಗಿದೆ.

40. ಅಥವಾ ಅವನ ಉದಾಹರಣೆ ಹೀಗಿದೆ:- ಒಂದು ಆಳವಾದ ಸಾಗರದಲ್ಲಿ ಅಂಧಕಾರ, ಮೇಲೊಂದು ತೆರೆ ಆವರಿಸಿದೆ, ಅದರ ಮೇಲೆ ಇನ್ನೊಂದು ತೆರೆ ಮತ್ತು ಅದರ ಮೇಲೆ ಮೋಡ ಆವರಿಸಿಕೊಂಡಿದೆ. ಅಂಧಕಾರದ ಮೇಲೆ ಅಂಧಕಾರ ಕವಿದಿದೆ. ಮನುಷ್ಯನು ತನ್ನ ಕೈಯನ್ನು ಹೊರ ಚಾಚಿದರೆ ಅದೂ ಅವನಿಗೆ ಕಾಣದು. ಯಾರಿಗೆ ಅಲ್ಲಾಹನು ಪ್ರಕಾಶವನ್ನು ದಯಪಾಲಿಸ ಲಿಲ್ಲವೋ ಅವನಿಗೆ ಬೇರಾವ ಪ್ರಕಾಶವೂ ಇಲ್ಲ.

أَوْ كَلَّمْتِ فِي بَحْرٍ لِيَّيَّعْشَهُ مَوْجٌ
مِّنْ فَوْقِهِ مَوْجٌ مِّنْ فَوْقِهِ سَحَابٌ
ظَلِمْتَ بَعْضُهَا فَوْقَ بَعْضٍ إِذَا أَخْرَجَ
يَدَهُ لَمْ يَكِدْ يَرِبْهَا وَمَنْ لَّمْ
يَجْعَلِ اللَّهُ لَهُ نُورًا فَمَا لَهُ مِنْ نُّورٍ ④

41. ಭೂಮಿ-ಆಕಾಶಗಳಲ್ಲಿ ಇರುವವುಗಳೆಲ್ಲವೂ ರೆಕ್ಕೆ ಬಿಚ್ಚಿ ಹಾರುತ್ತಿ ರುವ ಹಕ್ಕಿಗಳೂ ಅಲ್ಲಾಹನ ಕೀರ್ತನೆ ಮಾಡುತ್ತಿರುವುದನ್ನು ನೀವು ನೋಡುತ್ತಿಲ್ಲವೇ? ಪ್ರತಿಯೊಂದಕ್ಕೂ ತನ್ನ ನಮಾಝಿನ ಮತ್ತು ಕೀರ್ತನೆಯ ಕ್ರಮ ಗೊತ್ತಿದೆ. ಇವೆಲ್ಲವೂ ಮಾಡುತ್ತಿರುವ ದನ್ನು ಅಲ್ಲಾಹನು ಅರಿತಿರುತ್ತಾನೆ.

أَلَمْ تَرَ أَنَّ اللَّهَ يُسَبِّحُ لَهُ مَنْ فِي
السَّمَوَاتِ وَالْأَرْضِ وَالطَّيْرِ ط
صَلَاتِهِ وَتَسْبِيحُهُ
وَاللَّهُ عَلِيمٌ بِمَا يَفْعَلُونَ ④

42. ಭೂಮಿ-ಆಕಾಶಗಳ ಸಾರ್ವಭೌಮತೆಯು ಅಲ್ಲಾಹನಿಗೆ ಇದೆ ಮತ್ತು ಅವನ ಕಡೆಗೆ ಎಲ್ಲರಿಗೂ ಮರಳಲಿಕ್ಕಿದೆ.

وَاللَّهُ مُلْكُ السَّمَوَاتِ وَالْأَرْضِ
وَإِلَى اللَّهِ الْمَصِيرُ ④

43. ನೀವು ನೋಡುತ್ತಿಲ್ಲವೇ? ಅಲ್ಲಾಹನು ಮೋಡವನ್ನು ಮೆಲ್ಲ ಮೆಲ್ಲನೆ ಚಲಾಯಿಸುತ್ತಾನೆ. ಅನಂತರ ಅದರ ತುಂಡುಗಳನ್ನು ಪರಸ್ಪರ ಚೋಡಿಸುತ್ತಾನೆ. ತರುವಾಯ ಅದನ್ನು ಒಟ್ಟು ಗೂಡಿಸಿ ಒಂದು ಘನೀಕೃತ ಮೋಡವನ್ನಾಗಿ ಮಾಡುತ್ತಾನೆ. ಆ ಬಳಿಕ ಅದರ ಹೊರಾವರಣದಿಂದ ಮಳೆಯ ಬಿಂದುಗಳು ಹನಿ ಹನಿಯಾಗಿ ಬೀಳುತ್ತಿರುವುದನ್ನು ನೀವು ನೋಡುತ್ತೀರಿ ಮತ್ತು ಅವನು ಆಕಾಶದಿಂದ ಅದರಲ್ಲಿ ಉನ್ನತವಾಗಿರುವ ಪರ್ವತ ಗಳಿಂದಾಗಿ³⁴ ಆಲಿಕಲ್ಲುಗಳನ್ನು ಬೀಳಿಸಿ ಅದರಿಂದ ತಾನಿಚ್ಛಿಸು ವವರಿಗೆ ಹಾನಿಯುಂಟು ಮಾಡುತ್ತಾನೆ ಮತ್ತು ತಾನಿಚ್ಛಿಸುವವರನ್ನು ಅವುಗಳಿಂದ ರಕ್ಷಿಸುತ್ತಾನೆ. ಅದರ ಮಿಂಚಿನ ಹೊಳಪು ಕಣ್ಣು ಗಳನ್ನು ಕೋರೈಸಿ ಬಿಡುತ್ತದೆ.

أَلَمْ تَرَ أَنَّ اللَّهَ يُرْسِطُ سَحَابًا تُمْرُقُونَ
بَيْنَهُ تُمْرُقُونَ يَجْعَلُهُ رُكَّامًا فَتَرَى الْوَدْقَ
يَخْرُجُ مِنْ خَلْقِهِ وَيُنزِّلُ مِنَ السَّمَاءِ
مِنْ جِبَالٍ فِيهَا مِنْ بَرَدٍ فَيُصِيبُ بِهِ
مَنْ يَشَاءُ وَيَصْرِفُهُ عَنِ مَن يَشَاءُ
يَكَادُ سَنَا بَرْقُهُ يَذْهَبُ بِالْأَبْصَارِ ④

34. ಇದರ ಅರ್ಥ ಚಳಿಯಿಂದ ಹೆಪ್ಪುಗಟ್ಟಿದ ಮೋಡಗಳೂ ಆಗಬಹುದು. ಅವುಗಳನ್ನು ಆಲಂಕಾರಿಕವಾಗಿ ಆಕಾಶದ ಪರ್ವತಗಳು ಎನ್ನಲಾಗಿದೆ. ಗಗನದತ್ತಕ್ಕೆ ಚಾಚಿ ನಿಂತಿರುವ ಭೂಮಿಯ ಪರ್ವತಗಳನ್ನೂ ಹೀಗೆ ಹೇಳಲಾಗಿರಬಹುದು. ಅವುಗಳ ಉನ್ನತ ಶಿಖರಗಳಲ್ಲಿ ಗಟ್ಟಿಯಾಗಿರುವ ಹಿಮದಿಂದ ಗಾಳಿ ಎಷ್ಟು ತಣ್ಣಗಾಗಿ ಬಿಡುತ್ತದೆಂದರೆ ಅದರ ಪ್ರಭಾವದಿಂದ ಮೋಡಗಳು ಹೆಪ್ಪುಗಟ್ಟುತ್ತವೆ. ಅನಂತರ ಉಣ್ಣೆಯಂತೆ ಗೋಚರಿಸುವ ಹಿಮದ ಮಳೆಯಾಗ ತೊಡಗುತ್ತದೆ.

44. ರಾತ್ರಿ ಹಗಲುಗಳ ಪರಿವರ್ತನೆಯನ್ನು ಅವನೇ ಮಾಡುತ್ತಿರುತ್ತಾನೆ. ನಿಶ್ಚಯವಾಗಿಯೂ ಇದರಲ್ಲಿ ಕಣ್ಣುಳ್ಳವರಿಗೆ ಒಂದು ಪಾಠವಿದೆ.

يَقْلِبُ اللَّهُ الْاَيُّلَ وَالنَّهَارَ اِنَّ فِيْ ذٰلِكَ
لَعِبْرَةً لِّاُولِي الْاَبْصَارِ ﴿٤٤﴾

45. ಅಲ್ಲಾಹನು ಪ್ರತಿಯೊಂದು ಜೀವಿಯನ್ನು ಒಂದು ವಿಧದ ನೀರಿನಿಂದ ಸೃಷ್ಟಿಸಿದನು. ಆ ಪೈಕಿ ಕೆಲವು ಹೊಟ್ಟೆಯನ್ನಾಧರಿಸಿ ನಡೆದರೆ, ಇನ್ನು ಕೆಲವು ಎರಡು ಕಾಲುಗಳ ಮೇಲೂ ಮತ್ತು ಕೆಲವು ನಾಲ್ಕು ಕಾಲುಗಳ ಮೇಲೂ ನಡೆಯುತ್ತವೆ. ಅವನು ತಾನಿಚ್ಛಿಸಿದ್ದನ್ನು ಸೃಷ್ಟಿಸುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹನು ಸರ್ವ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನು.

وَاللّٰهُ خَلَقَ كُلَّ دَابَّةٍ مِّنْ مَّاءٍ
فَمِنْهُمْ مَّنْ يَّسْتَشِيْ عَلَى بَطْنَيْهِ وَمِنْهُمْ
مَّنْ يَّسْتَشِيْ عَلَى رِجْلَيْهِ وَمِنْهُمْ مَّنْ
يَّسْتَشِيْ عَلَى اَرْبَعٍ يَخْلُقُ اللّٰهُ مَا يَشَاءُ
اِنَّ اللّٰهَ عَلَى كُلِّ شَيْءٍ قَدِيْرٌ ﴿٤٥﴾

46. ನಾವು ಸುವ್ಯಕ್ತ ವಾಸ್ತವಿಕತೆಯನ್ನು ತಿಳಿಸುವಂತಹ ಸೂಕ್ತಗಳನ್ನು ಅವತೀರ್ಣಗೊಳಿಸಿದ್ದೇವೆ. ಮುಂದೆ ನೇರ ಮಾರ್ಗದ ಕಡೆಗೆ ಅಲ್ಲಾಹನೇ ತಾನಿಚ್ಛಿಸಿದವರಿಗೆ ಮಾರ್ಗದರ್ಶನ ಮಾಡುತ್ತಾನೆ.

لَقَدْ اَنْزَلْنَا اٰيٰتٍ مُّبَيِّنٰتٍ وَاللّٰهُ يَهْدِي
مَنْ يَّشَاءُ اِلَى صِرَاطٍ مُّسْتَقِيْمٍ ﴿٤٦﴾

47. ನಾವು ಅಲ್ಲಾಹ್ ಮತ್ತು ಸಂದೇಶವಾಹಕರ ಮೇಲೆ ವಿಶ್ವಾಸ ವಿರಿಸಿದವೆಂದೂ ನಾವು ಅನುಸರಣೆಯನ್ನು ಸ್ವೀಕರಿಸಿದ್ದೇವೆಂದೂ ಅವರು ಹೇಳುತ್ತಾರೆ. ಆದರೆ ಅನಂತರ ಅವರಲ್ಲೊಂದು ವಿಭಾಗವು (ಅನುಸರಣೆಯಿಂದ) ವಿಮುಖವಾಗಿ ಬಿಡುತ್ತದೆ. ಇಂತಹವರು ಖಂಡಿತ ಸತ್ಯವಿಶ್ವಾಸಿಗಳಲ್ಲ.

وَيَقُوْلُوْنَ اٰمَنَّا بِاللّٰهِ وَبِالرَّسُوْلِ وَاَطَعْنَا
ثُمَّ يَتَوَلّٰى فَرِيْقٌ مِّنْهُمْ مِّنْۢ بَعْدِ ذٰلِكَ
وَمَا اُوْلٰئِكَ بِالْمُؤْمِنِيْنَ ﴿٤٧﴾

48. ಅವರ ನಡುವಿನ ವ್ಯಾಜ್ಯಗಳನ್ನು ಇತ್ಯರ್ಥಪಡಿಸಲಿಕ್ಕಾಗಿ ಅವರನ್ನು ಅಲ್ಲಾಹ್ ಮತ್ತು ಅವನ ಸಂದೇಶವಾಹಕರ ಕಡೆಗೆ ಕರೆಯಲಾದಾಗ ಅವರಲ್ಲೊಂದು ವಿಭಾಗವು ಹಿಂಜರಿಯುತ್ತದೆ.

وَ اِذَا دُعُوْا اِلَى اللّٰهِ وَرَسُوْلِهِ لِيَحْكُمَ
بَيْنَهُمْ اِذَا فَرِيْقٌ مِّنْهُمْ مُّعْرِضُوْنَ ﴿٤٨﴾

49. ಆದರೆ ಸತ್ಯವು ಅವರ ಪರವಾಗಿದ್ದರೆ ಅತ್ಯಂತ ವಿಧೇಯರಾಗಿ ರಸೂಲರ ಬಳಿಗೆ ಬಂದು ಬಿಡುತ್ತಾರೆ.

وَ اِنْ يَّكُنْ لَّهُمُ الْحَقُّ يَأْتُوْا
اِلَيْهِ مُذْعِنِيْنَ ﴿٤٩﴾

50. ಇವರ ಹೃದಯಗಳಿಗೆ (ಕಪಟವಿಶ್ವಾಸದ) ರೋಗ ತಗಲಿದೆಯೇ? ಅಥವಾ ಇವರು ಸಂಶಯಗ್ರಸ್ತರಾಗಿರುವರೇ? ಅಥವಾ ಅವರಿಗೆ ಅಲ್ಲಾಹ್ ಮತ್ತು ರಸೂಲರು ಅವರ ಮೇಲೆ ಅನ್ಯಾಯ ಮಾಡುವರೆಂಬ ಭಯವಿದೆಯೇ? ವಾಸ್ತವದಲ್ಲಿ ಅಕ್ರಮಿಗಳಂತೂ ಅವರೇ ಆಗಿರುತ್ತಾರೆ.

اَفِيْ قُلُوْبِهِمْ مَّرَضٌ اَمْ اُرْسَبُوْا اَمْ
يَخَافُوْنَ اَنْ يَّحِيْفَ اللّٰهُ عَلَيْهِمْ وَ
رَسُوْلُهُٓ بَلْ اُوْلٰئِكَ هُمُ الظّٰلِمُوْنَ ﴿٥٠﴾

51. ಅವರ ಮೊಕದ್ದಮೆಯ ಬಗ್ಗೆ ತೀರ್ಪು ನೀಡುವಂತಾಗಲು ಅವರನ್ನು ಅಲ್ಲಾಹ್ ಮತ್ತು ರಸೂಲರ ಕಡೆಗೆ ಕರೆಯಲಾದಾಗ,

اِنَّمَا كَانَ قَوْلَ الْمُؤْمِنِيْنَ اِذَا دُعُوْا
اِلَى اللّٰهِ وَرَسُوْلِهِ لِيَحْكُمَ بَيْنَهُمْ اَنْ

ನಾವು ಆಲಿಸಿದವು ಮತ್ತು ಅನುಸರಿಸಿದವು ಎಂದು ಹೇಳುವುದೇ ಸತ್ಯವಿಶ್ವಾಸಿಗಳ ಕರ್ತವ್ಯವಾಗಿರುತ್ತದೆ. ಇಂತಹವರೇ ಯಶಸ್ವಿಗಳಾಗುವವರು.

يَقُولُوا سَمِعْنَا وَأَطَعْنَا وَأُولَٰئِكَ هُمُ الْمُفْلِحُونَ ﴿٥١﴾

52. ಅಲ್ಲಾಹ್ ಮತ್ತು ರಸೂಲರ ಆಜ್ಞಾಪಾಲನೆ ಮಾಡುವವರು ಅಲ್ಲಾಹನನ್ನು ಭಯಪಡುವವರು ಮತ್ತು ಅವನ ಆಜ್ಞೋಲ್ಲಂಘನೆ ಯಿಂದ ದೂರವಿರುವವರೇ ವಿಜಯಿಗಳು.

وَمَنْ يُطِيعِ اللَّهَ وَرَسُولَهُ وَيَخْشِ اللَّهَ وَيَتَّقْهِ فَأُولَٰئِكَ هُمُ الْفَائِزُونَ ﴿٥٢﴾

53. ಅವರು (ಕಪಟವಿಶ್ವಾಸಿಗಳು) ಅಲ್ಲಾಹನ ಹೆಸರಲ್ಲಿ ಕಷ್ಟಾಣೆಗಳನ್ನು ಹಾಕುತ್ತಾ "ತಾವು ಅಪ್ಪಣೆ ಕೊಟ್ಟರೆ ನಾವು ಮನೆಗಳಿಂದ ಹೊರಟು ಬರುವೆವು" ಎನ್ನುತ್ತಾರೆ. ಇವರೊಡನೆ (ಹೀಗೆ) ಹೇಳಿರಿ- "ಆಣೆ ಹಾಕಬೇಡಿರಿ. ನಿಮ್ಮ ವಿಧೇಯತೆಯ ಸಂಗತಿ ಗೊತ್ತಿದೆ. ನಿಮ್ಮ ದುಷ್ಟತ್ಯಗಳ ಬಗ್ಗೆ ಅಲ್ಲಾಹನು ಅಜ್ಞನಾಗಿಲ್ಲ."

وَأَسْأَلُوا بِاللَّهِ جَهْدًا آيْمَانِهِمْ لِيُنْ أَمْرَهُمْ لِيَخْرُجْنَ ط قُلْ لَا تَقْسِمُوا طَاعَةً مَعْرُوفَةً ط إِنَّ اللَّهَ خَبِيرٌ بِمَا تَعْمَلُونَ ﴿٥٣﴾

54. ಹೇಳಿರಿ- ಅಲ್ಲಾಹ್ ಮತ್ತು ರಸೂಲರ ಆಜ್ಞಾಪಾಲಕರಾಗಿರಿ. ಒಂದು ವೇಳೆ ನೀವು ವಿಮುಖರಾದರೆ ರಸೂಲರು, ಅವರ ಮೇಲಿರುವ ಕರ್ತವ್ಯಗಳಿಗೆ ಹೊಣೆಗಾರರು ಮತ್ತು ನಿಮ್ಮ ಮೇಲಿರುವ ಕರ್ತವ್ಯಗಳಿಗೆ ನೀವೇ ಹೊಣೆಗಾರರು ಎಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ. ಅವರ ಅನುಸರಣೆ ಮಾಡಿದರೆ ನೀವೇ ಸನ್ಮಾರ್ಗ ಹೊಂದುವಿರಿ. ಅನ್ಯಥಾ ಸುವ್ಯಕ್ತವಾಗಿ ಆದೇಶಗಳನ್ನು ತಲಪಿಸುವುದಕ್ಕಿಂತ ಹೆಚ್ಚಿನ ಹೊಣೆಯೇನೂ ರಸೂಲರ ಮೇಲಿಲ್ಲ.

قُلْ أَطِيعُوا اللَّهَ وَ أَطِيعُوا الرَّسُولَ قَ إِن تَوَلَّوْا فَإِنَّمَا عَلَيْه مَا حِمْ وَعَلَيْكُمْ مَا حِمْ لَكُمْ وَإِن تُطِيعُوهُ تَهْتَدُوا وَمَا عَلَى الرَّسُولِ إِلَّا الْبَلْغَةُ الْبَيِّنُ ﴿٥٤﴾

55. ನಿಮ್ಮ ಪೈಕಿ ಸತ್ಯವಿಶ್ವಾಸವಿರಿಸಿ ಸತ್ಯರ್ಮವೆಸಗಿದವರೊಡನೆ, ಅಲ್ಲಾಹನು ಅವರಿಗಿಂತ ಮುಂಚಿನವರನ್ನು ಭೂಮಿಯಲ್ಲಿ ಪ್ರತಿನಿಧಿಗಳಾಗಿ ಮಾಡಿದಂತೆಯೇ ಅವರನ್ನು ಮಾಡುವನೆಂದು ವಾಗ್್ದಾನ ಮಾಡಿರುವನು. ತಾನು ಅವರಿಗಾಗಿ ಮೆಚ್ಚಿರುವ ಅವರ ಧರ್ಮವನ್ನು ಸುಭದ್ರ ಬುನಾದಿಗಳಲ್ಲಿ ಸ್ಥಾಪಿಸುವನು ಮತ್ತು ಅವರ (ಪ್ರಚಲಿತ) ಭಯಾವಸ್ಥೆಯನ್ನು ಶಾಂತಿಯಾಗಿ ಮಾರ್ಪಡಿಸಿ ಬಿಡುವನು. ಅವರು ನನ್ನ ದಾಸ್ಯ-ಆರಾಧನೆ ಮಾತ್ರ ಮಾಡಲಿ ಮತ್ತು ನನ್ನೊಂದಿಗೆ ಯಾರನ್ನೂ ಸಹಭಾಗಿಗಳಾಗಿ ಮಾಡದಿರಲಿ,³⁵

وَعَدَ اللَّهُ الَّذِينَ آمَنُوا مِنْكُمْ وَعَمِلُوا الصَّالِحَاتِ لَيَسْتَخْلِفَنَّهُمْ فِي الْأَرْضِ كَمَا اسْتَخْلَفَ الَّذِينَ مِنْ قَبْلِهِمْ وَ لِيُمَكِّنَنَّ لَهُمْ دِينَهُمُ الَّذِي ارْتَضَى لَهُمْ وَلِيُبَدِّلَنَّهُمْ مِنْ بَعْدِ خَوْفِهِمْ أَمْنًا ط يُطِيعُونَ وَ تَنِي لَا يُشْرِكُونَ بِي شَيْئًا ط وَ مَنْ كَفَرَ بَعْدَ ذَلِكَ

35. ಕೆಲವರು ಇದಕ್ಕೆ ಲೋಕದಲ್ಲಿ ಅಧಿಕಾರ ಪ್ರಾಪ್ತವಿರುವವರೆಲ್ಲರಿಗೂ ದೇವನು 'ಖಿಲಾಫತ್' ಪ್ರದಾನ ಮಾಡಿದ್ದಾನೆ ಎಂಬ ಅರ್ಥ ಕಲ್ಪಿಸುತ್ತಾರೆ. ವಾಸ್ತವದಲ್ಲಿ ಈ ಸೂಕ್ತದಲ್ಲಿ ಸತ್ಯವಿಶ್ವಾಸಿಯಾದವರಿಗೇ ಅಲ್ಲಾಹನು 'ಖಿಲಾಫತ್' ಪ್ರದಾನ ಮಾಡುತ್ತಾನೆ ಎಂದು ಹೇಳಲಾಗಿದೆ.

ಇದಾದ ಬಳಿಕ ಯಾರು 'ದೇವಸಹಭಾಗಿತ್ವ'³⁶ ಮಾಡುವರೋ ಅವರೇ ಕರ್ಮಭ್ರಷ್ಟರು.

56. ನಮಾಝನ್ನು ಸಂಸ್ಥಾಪಿಸಿರಿ, ಝಕಾತ್ ಕೊಡಿರಿ ಮತ್ತು ರಸೂಲ ರನ್ನು ಅನುಸರಿಸಿರಿ. ನಿಮ್ಮ ಮೇಲೆ ದಯೆ ತೋರಲ್ಪಡಲೂ ಬಹುದು.

57. ಸತ್ಯನಿಷೇಧಿಗಳು ಭೂಮಿಯಲ್ಲಿ ಅಲ್ಲಾಹನನ್ನು ಪರಾಜಿತಗೊಳಿಸಿ ಬಿಡುವರೆಂಬ ತಪ್ಪುಕಲ್ಪನೆಯಲ್ಲಿರಬೇಡಿರಿ. ನರಕವೇ ಅವರ ನೆಲೆ ಮತ್ತು ಅದು ಅತ್ಯಂತ ಕೆಟ್ಟ ನೆಲೆಯಾಗಿದೆ.

58. ಸತ್ಯವಿಶ್ವಾಸಿಗಳೇ, ನಿಮ್ಮ ದಾಸ-ದಾಸಿಯರು ಮತ್ತು ಇನ್ನೂ ಪ್ರಬುದ್ಧರಾಗದ ನಿಮ್ಮ ಮಕ್ಕಳು ಮೂರು ಹೊತ್ತುಗಳಲ್ಲಿ ನಿಮ್ಮ ಬಳಿಗೆ ಬರುವಾಗ ಅನುಮತಿ ಪಡೆದು ಬರಬೇಕಾದುದು ಅಗತ್ಯ. ಫಜ್ರ್(ಮುಂಜಾವಿನ) ನಮಾಝಿಗಿಂತ ಮುಂಚೆ, ಮಧ್ಯಾಹ್ನ ನೀವು ಉಡುಪುಗಳನ್ನು ಕಳಚಿಡುವಾಗ ಮತ್ತು ಇಷಾ(ರಾತ್ರಿಯ) ನಮಾಝಿನ ಅನಂತರ. ಇವು ಮೂರು ನಿಮಗೆ ಮರೆಯ ಸಮಯವಾಗಿದೆ. ಇವುಗಳ ನಂತರ ಅವರು ಅನುಮತಿ ಪಡೆಯದೆ ಬಂದರೆ ನಿಮ್ಮ ಮೇಲಾಗಲಿ ಅವರ ಮೇಲಾಗಲಿ ಏನೂ ದೋಷ ವಿಲ್ಲ. ನೀವು ಪರಸ್ಪರರ ಬಳಿಗೆ ಆಗಾಗ ಬರಲೇ ಬೇಕಾಗುತ್ತದೆ. ಈ ರೀತಿ ಅಲ್ಲಾಹನು ತನ್ನ ಆದೇಶಗಳನ್ನು ನಿಮಗಾಗಿ ವಿವರಿಸುತ್ತಾನೆ. ಅವನು ಸರ್ವಜ್ಞನೂ ಯುಕ್ತಿಪೂರ್ಣನೂ ಆಗಿರುತ್ತಾನೆ.

59. ನಿಮ್ಮ ಮಕ್ಕಳು ಪ್ರಬುದ್ಧರಾದಾಗ ಅವರ ಹಿರಿಯರು ಅನುಮತಿ ಪಡೆಯುವಂತೆಯೇ ಅವರೂ ಅನುಮತಿ ಪಡೆದು ಬರಬೇಕು. ಈ ರೀತಿಯಲ್ಲಿ ಅಲ್ಲಾಹನು ತನ್ನ ಸೂಕ್ತಗಳನ್ನು ನಿಮ್ಮ ಮುಂದೆ ಬಿಡಿಸಿ ಹೇಳುತ್ತಾನೆ ಮತ್ತು ಅಲ್ಲಾಹ್ ಸರ್ವಜ್ಞನೂ ಯುಕ್ತಿ ಪೂರ್ಣನೂ ಆಗಿರುತ್ತಾನೆ.

60. ಯೌವನಾವಸ್ಥೆಯನ್ನು ದಾಟಿರುವ ವಿವಾಹಾಪೇಕ್ಷಿ ಇಲ್ಲದ ಸ್ತ್ರೀಯರತಮ್ಮ ಅಲಂಕಾರ ಪ್ರದರ್ಶನ ಮಾಡುವವರಲ್ಲವಾಗಿದ್ದರೆ

فَأُولَٰئِكَ هُمُ الْفٰسِقُونَ ﴿٥٦﴾

وَأَقِيمُوا الصَّلٰوةَ وَآتُوا الزَّكٰوةَ
وَاطِيعُوا الرَّسُولَ لَعَلَّكُمْ تُرْحَمُونَ ﴿٥٧﴾

لَا تَحْسَبَنَّ الَّذِينَ كَفَرُوا مُعْجِزِينَ
فِي الْأَرْضِ وَمَا لَهُمُ الْتَارِخُ
وَلَيَسَّ لِلَّذِينَ اتَّخَفْتُمُ
بِئْسَ الْمَصِيرُ ﴿٥٨﴾

يَأْتِيهَا الَّذِينَ آمَنُوا لِيَسْتَأْذِنَكُمْ
الَّذِينَ مَلَكَتْ أَيْمَانُكُمْ وَالَّذِينَ لَمْ
يَبْلُغُوا الْحُلُمَ مِنْكُمْ ثَلَاثٌ مِّمَّنْ
قَبْلَ صَلٰوةِ الْفَجْرِ وَحِينَ تَضَعُونَ
ثِيَابَكُمْ مِنَ الظَّهِيرَةِ وَمِنْ بَعْدِ صَلٰوةِ
العِشَاءِ ثَلَاثُ عَوَٰتٍ لَّكُمْ لَيْسَ
عَلَيْكُمْ وَلَا عَلَيْهِمْ جُنَاحٌ بَعْدَ هُنَّ
طَوْفُونَ عَلَيْكُمْ بَعْضُكُمْ عَلَىٰ بَعْضٍ
كَذٰلِكَ يُبَيِّنُ اللَّهُ لَكُمْ الْآيٰتِ
وَاللَّهُ عَلِيمٌ حَكِيمٌ ﴿٥٩﴾

وَإِذَا بَلَغَ الْأَطْفَالُ مِنْكُمْ الْحُلُمَ
فَلْيَسْتَأْذِنُوا كَمَا اسْتَأْذَنَ الَّذِينَ
مِنْ قَبْلِهِمْ كَذٰلِكَ يُبَيِّنُ اللَّهُ لَكُمْ آيٰتِهِ
وَاللَّهُ عَلِيمٌ حَكِيمٌ ﴿٦٠﴾

وَالْقَوَاعِدُ مِنَ النِّسَاءِ الَّتِي لَا يَرْجُونَ
نِكَاحًا فَلَيْسَ عَلَيْهِنَّ جُنَاحٌ أَنْ يَضَعْنَ

36. ಇದರ ಅರ್ಥ ಖಿಲಾಫತ್ ದೊರೆತ ನಂತರ ಕೃತಘ್ನತೆ ತೋರುವುದು ಎಂದೂ ಆಗಬಹುದು, ಹಾಗೆಯೇ ಮೇಲ್ನೋಟಕ್ಕೆ ಸತ್ಯವಿಶ್ವಾಸಿಯಂತಿದ್ದು ನಿಜವಾಗಿ ವಿಶ್ವಾಸಶೂನ್ಯವಾದ ಕಪಟವಿಶ್ವಾಸಿಗಳ ಧೋರಣೆಯನ್ನು ಅನುಸರಿಸುವುದು ಎಂದೂ ಆಗಬಹುದು.

ಅವರು ತಮ್ಮ ಚಾದರಗಳನ್ನು ತೆಗೆದಿರಿಸಿದರೆ ಅವರ ಮೇಲೆನೂ ದೋಷವಿಲ್ಲ. ಆದರೂ ಅವರು ಲಜ್ಜಾವಂತ ನೀತಿಯನ್ನೇ ಇಟ್ಟುಕೊಂಡರೆ ಅದು ಅವರ ಮಟ್ಟಿಗೆ ಉತ್ತಮ ವಾಗಿದೆ. ಅಲ್ಲಾಹನು ಎಲ್ಲವನ್ನೂ ಆಲಿಸುತ್ತಾನೆ ಮತ್ತು ಅರಿಯುತ್ತಾನೆ.

61. ಒಬ್ಬ ಕುರುಡ, ಕುಂಟ ಅಥವಾ ರೋಗಿಯು (ಇತರರ ಮನೆಯಲ್ಲಿ ಉಂಡರೆ) ದೋಷವಿಲ್ಲ. ನೀವು ನಿಮ್ಮ ಮನೆಗಳಲ್ಲಿ, ನಿಮ್ಮ ತಂದೆ-ತಾತಂದಿರ ಮನೆಗಳಲ್ಲಿ, ನಿಮ್ಮ ತಾಯಂದಿರ ಮನೆಗಳಲ್ಲಿ ಅಥವಾ ನಿಮ್ಮ ಸಹೋದರರ ಮನೆಗಳಲ್ಲಿ ಅಥವಾ ನಿಮ್ಮ ಸಹೋದರಿಯರ ಮನೆಗಳಲ್ಲಿ ಅಥವಾ ನಿಮ್ಮ ಪಿತೃ ಸಹೋದರರ ಮನೆಗಳಲ್ಲಿ ಅಥವಾ ನಿಮ್ಮ ಸೋದರತ್ತೆಯಂದಿರ ಮನೆಗಳಲ್ಲಿ ಅಥವಾ ನಿಮ್ಮ ಸೋದರ ಮಾವಂದಿರ ಮನೆಗಳಲ್ಲಿ ಅಥವಾ ನಿಮ್ಮ ಮಾತೃ ಸೋದರಿಯರ ಮನೆಗಳಲ್ಲಿ ಅಥವಾ ಬೀಗದ ಕೈಗಳು ನಿಮ್ಮ ವಶದಲ್ಲಿರುವ ಮನೆಗಳಲ್ಲಿ ಅಥವಾ ನಿಮ್ಮ ಮಿತ್ರರ ಮನೆಗಳಲ್ಲಿ ಉಣ್ಣುವುದರಲ್ಲಿ ಅಡ್ಡಿಯಿಲ್ಲ. ನೀವು ಒಟ್ಟಾಗಿ ಉಣ್ಣುವುದರಲ್ಲೂ ಬೇರೆ ಬೇರೆಯಾಗಿ ಉಣ್ಣುವುದರಲ್ಲೂ ಆಕ್ಷೇಪವಿಲ್ಲ. ಆದರೆ ಮನೆಗಳೊಳಗೆ ಪ್ರವೇಶಿಸುವಾಗ ನಿಮ್ಮ ಜನರಿಗೆ ಸಲಾಮ್ ಹೇಳಿರಿ. ಇದು ಶುಭ ಕಾಮನೆಯಾಗಿದೆ, ಅಲ್ಲಾಹನ ವತಿಯಿಂದ ನಿಶ್ಚಯಿಸಲ್ಪಟ್ಟಿದೆ, ಅತ್ಯಂತ ಸಮೃದ್ಧ ಹಾಗೂ ಪರಿಶುದ್ಧವಾಗಿದೆ. ಹೀಗೆ ಅಲ್ಲಾಹ್ ನಿಮ್ಮ ಮುಂದೆ ಸೂಕ್ತಗಳನ್ನು ವಿವರಿಸುತ್ತಾನೆ. ನೀವು ವಿವೇಕವನ್ನು ಉಪಯೋಗಿಸುವರೆಂದು ನಿರೀಕ್ಷಿಸಲಾಗಿದೆ.

62. ಅಲ್ಲಾಹ್ ಮತ್ತು ಅವನ ರಸೂಲರನ್ನು ಹೃತ್ಪೂರ್ವಕ ನಂಬುವವರೇ ಸತ್ಯವಿಶ್ವಾಸಿಗಳು. ಯಾವುದಾದರೊಂದು ಸಾಮೂಹಿಕ ಕಾರ್ಯದ ಸಂದರ್ಭದಲ್ಲಿ ಅವರು ರಸೂಲರ ಜೊತೆಗಿದ್ದರೆ ಅವರಿಂದ ಅನುಮತಿ ಪಡೆಯದೆ ಹೋಗಬಾರದು. ಪೈಗಂಬರರೇ, ನಿಮ್ಮೊಡನೆ ಅನುಮತಿ ಕೇಳುವವರೇ ಅಲ್ಲಾಹ್ ಮತ್ತು ರಸೂಲರನ್ನು ನಂಬುವವರು. ಆದುದರಿಂದ ಅವರು ತಮ್ಮ ಯಾವುದಾದರೂ ಕಾರ್ಯಕ್ಕಾಗಿ ಅನುಮತಿ ಕೇಳಿದರೆ ನೀವಿಚ್ಛಿಸುವವರಿಗೆ ಅನುಮತಿ ಕೊಟ್ಟು ಬಿಡಿರಿ ಮತ್ತು ಇಂತಹವರ ಪಾಪ ವಿಮೋಚನೆ ಗಾಗಿ ಅಲ್ಲಾಹನೊಡನೆ ಪ್ರಾರ್ಥಿಸಿರಿ. ಖಂಡಿತವಾಗಿಯೂ ಅಲ್ಲಾಹನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

ثِيَابَهُنَّ غَيْرَ مُتَبَرِّجَاتٍ بِزِينَةٍ وَأَنْ يَسْتَعْفِفْنَ خَيْرٌ لَهُنَّ وَاللَّهُ سَمِيعٌ عَلِيمٌ ﴿٦١﴾

لَيْسَ عَلَى الْأَعْمَى حَرَجٌ وَلَا عَلَى الْأَعْرَجِ حَرَجٌ وَلَا عَلَى الْمَرِيضِ حَرَجٌ وَلَا عَلَى أَنْفُسِكُمْ أَنْ تَأْكُلُوا مِنْ بُيُوتِكُمْ أَوْ بُيُوتِ آبَائِكُمْ أَوْ بُيُوتِ أُمَّهَاتِكُمْ أَوْ بُيُوتِ إِخْوَانِكُمْ أَوْ بُيُوتِ أَخَوَاتِكُمْ أَوْ بُيُوتِ أَعْمَامِكُمْ أَوْ بُيُوتِ عَمَّاتِكُمْ أَوْ بُيُوتِ أَخْوَالِكُمْ أَوْ بُيُوتِ خَالَاتِكُمْ أَوْ مَا مَلَكَتُمْ أَيْمَانَكُمْ أَوْ صَدِيقِكُمْ لَيْسَ عَلَيْكُمْ جُنَاحٌ أَنْ تَأْكُلُوا جَمِيعًا أَوْ أَشْتَاتًا فَإِذَا دَخَلْتُمْ بُيُوتًا فَسَلِّمُوا عَلَى أَنْفُسِكُمْ تَحِيَّةً مِّنْ عِنْدِ اللَّهِ مُبْرَكَةٌ طَيِّبَةٌ كَذَلِكَ يُبَيِّنُ اللَّهُ لَكُمْ الْآيَاتِ لَعَلَّكُمْ تَعْقِلُونَ ﴿٦٢﴾

إِنَّمَا الْمُؤْمِنُونَ الَّذِينَ آمَنُوا بِاللَّهِ وَرَسُولِهِ وَإِذَا كَانُوا مَعَهُ عَلَى أَمْرٍ جَامِعٍ لَّمْ يَذْهَبُوا حَتَّىٰ يَسْتَأْذِنُوهُ إِنَّ الَّذِينَ يَسْتَأْذِنُونَكَ أُولَٰئِكَ الَّذِينَ يُؤْمِنُونَ بِاللَّهِ وَرَسُولِهِ فَإِذَا اسْتَأْذَنُوكَ لِبَعْضِ شَأْنِهِمْ فَأَذَنْ لِّمَنْ شِئْتَ مِنْهُمْ وَاسْتَغْفِرْ لَهُمُ اللَّهُ إِنَّ اللَّهَ غَفُورٌ رَّحِيمٌ ﴿٦٣﴾


63. ಮುಸ್ಲಿಮರೇ, ನಿಮ್ಮ ನಡುವೆ ರಸೂಲರ ಕರೆಯನ್ನು ನೀವು ಪರಸ್ಪರ ಒಬ್ಬರನ್ನೊಬ್ಬರು ಕರೆಯುವಂತೆ ಭಾವಿಸಬೇಡಿರಿ. ನಿಮ್ಮ ಪೈಕಿ ಪರಸ್ಪರರನ್ನು ಅಡ್ಡವಾಗಿಟ್ಟು ಮೆಲ್ಲನೆ ಜಾರಿ ಕೊಳ್ಳುವ ಮಂದಿಯನ್ನು ಅಲ್ಲಾಹನು ಚೆನ್ನಾಗಿ ಅರಿತಿರುತ್ತಾನೆ. ರಸೂಲರ ಆಜ್ಞೆಗೆ ವಿರುದ್ಧ ವರ್ತಿಸುವವರು ತಾವು ಯಾವುದಾದರೂ ಆಪತ್ತಿನಲ್ಲಿ ಸಿಲುಕಿ ಬಿಡಬಹುದು ಅಥವಾ ತಮ್ಮ ಮೇಲೆ ವೇದನಾಯುಕ್ತ ಯಾತನೆ ಎರಗಬಹುದೆಂದು ಭಯಪಡಬೇಕು.

لَا تَجْعَلُوا دُعَاءَ الرَّسُولِ بَيْنَكُمْ كَدُعَاءِ
بَعْضِكُمْ بَعْضًا قَدْ يَعْلَمُ اللَّهُ الَّذِينَ
يَسْأَلُونَ مِنْكُمْ لِيُؤَادُّوا قُلِيحَدِّرِ الَّذِينَ
يُخَالِفُونَ عَنْ أَمْرِهِ أَنْ تُصِيبَهُمْ فِتْنَةٌ
أَوْ يُصِيبَهُمْ عَذَابٌ أَلِيمٌ ﴿٣٧﴾

64. ತಿಳಿಯಿರಿ, ಭೂಮಿ-ಆಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನದು. ನೀವು ಯಾವ ಅವಸ್ಥೆಯಲ್ಲಿದ್ದರೂ ಅದನ್ನು ಅಲ್ಲಾಹನು ಅರಿಯುತ್ತಾನೆ. ಜನರು ಆತನ ಕಡೆಗೆ ಮರಳಿಸಲ್ಪಡುವ ದಿನ ಅವರು ಏನೆಲ್ಲಾ ಮಾಡಿ ಬಂದಿರುವರೆಂಬುದನ್ನು ಅವನು ಅವರಿಗೆ ತೋರಿಸಿ ಕೊಡುವನು. ಅವನು ಸಕಲ ವಿಷಯಗಳ ಜ್ಞಾನವುಳ್ಳವನು.

أَلَمْ يَكُنْ لِلَّهِ مَا فِي السَّمَوَاتِ وَالْأَرْضِ
قَدْ يَعْلَمُ مَا أَنْتُمْ عَلَيْهِ وَيَوْمَ
يُرْجَعُونَ إِلَيْهِ فَيُنَبِّئُهُمْ بِمَا عَمِلُوا
وَ اللَّهُ بِكُلِّ شَيْءٍ عَلِيمٌ ﴿١٤﴾

﴿١٤﴾



(ಅವತೀರ್ಣ - ಮಕ್ಕಾದಲ್ಲಿ)



ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಈ ಪುರ್ಕಾಢನನ್ನು ಸಮಸ್ತ ಜಗತ್ತಿನವರಿಗೆ ಂಚ್ಚರಿಕೆಯಾಗಲಿಕ್ಕಾಗಿ- ತನ್ನ ದಾಸನ ಮೇಲೆ ಅವತೀರ್ಣಗೊಳಿಸಿದವನು ಪರಮ ಸುಮಂಗಲನು-
2. ಅವನು ಭೂಮಿ-ಆಕಾಶಗಳ ಪ್ರಭುತ್ವದ ಒಡೆಯನು. ಅವನು ಯಾರನ್ನೂ ಪ್ರತ್ಯನಾಗಿಸಿ ಕೊಂಡಿಲ್ಲ. ಅವನ ಜೊತೆ ಪ್ರಭುತ್ವದಲ್ಲಿ ಯಾರೂ ಸಹಭಾಗಿ ಇಲ್ಲ. ಅವನು ಪ್ರತಿಯೊಂದು ವಸ್ತುವನ್ನೂ ಸೃಷ್ಟಿಸಿದನು. ಅನಂತರ ಅದಕ್ಕೊಂದು ವಿಧಿ ನಿಯಮವನ್ನು ನಿಶ್ಚಯಿಸಿದನು.
3. ಜನರು ಅವನನ್ನು ಬಿಟ್ಟು, ಯಾವ ವಸ್ತುವನ್ನೂ ಸೃಷ್ಟಿಸದ ಮತ್ತು ಸ್ವತಃ ಸೃಷ್ಟಿಸಲ್ಪಟ್ಟಂತಹ ವಸ್ತುಗಳನ್ನು ಆರಾಧ್ಯರನ್ನಾಗಿ ಮಾಡಿಕೊಂಡರು. ಅವು ಸ್ವತಃ ತಮಗೂ ಯಾವುದೇ ಲಾಭ ಅಥವಾ ಹಾನಿಯನ್ನುಂಟು ಮಾಡುವ ಅಧಿಕಾರ ಹೊಂದಿಲ್ಲ. ಅವು ಕೊಲ್ಲಲಾರವು, ಜೀವಂತಗೊಳಿಸಲಾರವು ಮತ್ತು ಸತ್ತವನನ್ನು ಪುನಃ ಂಬ್ಬಿಸಲಾರವು.
4. (ಪ್ರವಾದಿಯ ಮಾತನ್ನು ನಿರಾಕರಿಸಿದ) ಸತ್ಯನಿಷೇಧಿಗಳು "ಈ ಪುರ್ಕಾಢನ್ ಒಂದು ಕಪೋಲ ಕಲ್ಪಿತ ವಸ್ತು. ಇದನ್ನು ಈ ವ್ಯಕ್ತಿಯು ತಾನೇ ಸೃಷ್ಟಿಸಿಕೊಂಡಿದ್ದು ಬೇರೆ ಕೆಲವರು ಈ ಕಾರ್ಯದಲ್ಲಿ ಇವನಿಗೆ ಸಹಾಯ ಮಾಡಿದ್ದಾರೆ" ಂನ್ನುತ್ತಾರೆ. ಇವರು ದೊಡ್ಡ ಅಕ್ರಮ ಹಾಗೂ ಹಸಿ ಸುಳ್ಳಿಗೆ ಇಳಿದಿದ್ದಾರೆ.
5. "ಇದೆಲ್ಲಾ ಹಳೇ ಕಾಲದವರು ಬರೆದಿಟ್ಟ ವಿಷಯಗಳಾಗಿವೆ.

بِسْمِ اللّٰهِ الرَّحْمٰنِ الرَّحِیْمِ ۝

تَبٰرَكَ الَّذِیْ نَزَّلَ الْفُرْقٰنَ عَلٰی عَبْدِهٖ لَیَكُوْنَنَّ لِلْعٰلَمِیْنَ نَذِیْرًا ۝۱

الَّذِیْ لَهُ مُلْكُ السَّمٰوٰتِ وَالْاَرْضِ وَلَمْ یَخْخُدْ وَكَلْدًا ۝ لَمْ یَكُنْ لَهٗ شَرِیْكٌ فِی الْمُلْكِ ۝ وَخَلَقَ كُلَّ شَیْءٍ فَقَدْ رَءَاهُ تَقْدِیْرًا ۝۲

وَ اتَّخَذُوا مِنْ دُوْنِہٖ اِلٰهًا ۝ لَا یَخْلُقُوْنَ شَیْئًا ۝ وَ هُمْ یُخْلَقُوْنَ ۝ وَلَا یَسْبُلُوْنَ ۝ لَا لِنَفْسِہِمُ ضَرًّا ۝ وَلَا نَفْعًا ۝ وَلَا یَمْلِكُوْنَ مَوْتًا ۝ وَلَا حَیٰوَةً ۝ وَلَا نُسُوْرًا ۝۳

وَ قَالَ الَّذِیْنَ كَفَرُوْا اِنْ هٰذَا اِلَّا اَفْکٌ ۝ اَفْتَرٰہُ وَاَعٰنٰہُ عَلَیْہِ قَوْمٌ اٰخَرُوْنَ ۝ فَقَدْ جَاءَ وَ ظَلَمًا ۝ وَ مُرُوْرًا ۝۴

وَ قَالُوْا اَسَاطِیْرُ الْاَوَّلِیْنَ ۝ اَلَّذِیْنَ ہٰٓؤُلَآءُ

ಅದನ್ನೇ ಇವನು ಬರೆಯಿಸಿ ಕೊಳ್ಳುತ್ತಾನೆ ಮತ್ತು ಅದನ್ನು ಬೆಳಗು ಬೆಳಗುಗಳಲ್ಲಿ ಅವನಿಗೆ ಓದಿ ಹೇಳಲಾಗುತ್ತದೆ" ಎಂದೂ ಅವರು ಹೇಳುತ್ತಾರೆ.

6. ಪೈಗಂಬರರೇ, "ಭೂಮಿ-ಆಕಾಶಗಳ ರಹಸ್ಯವನ್ನು ಅರಿತಿರುವಾತನು ಇದನ್ನು ಅವತೀರ್ಣ ಗೊಳಿಸಿರುತ್ತಾನೆ" ಎಂದು ಇವರೊಡನೆ ಹೇಳಿರಿ. ವಾಸ್ತವದಲ್ಲಿ ಅವನು ಅತ್ಯಂತ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

7. (ಇವರು) "ಆಹಾರ ಸೇವಿಸುವ ಮತ್ತು ಪೇಟೆಗಳಲ್ಲಿ ಸಂಚರಿಸುವ ಈ ವ್ಯಕ್ತಿ ಅದಂತಹ ಪ್ರವಾದಿ? ಇವನ ಜೊತೆಗಿದ್ದು, (ನಿರಾಕರಿಸುವವರನ್ನು) ಗದರಿಸಲಿಕ್ಕಾಗಿ ಇವನ ಬಳಿಗೆ ಒಬ್ಬ ದೇವಚರನನ್ನೇಕೆ ಕಳುಹಿಸಲಾಗಿಲ್ಲ?"

8. ಅಥವಾ ಕನಿಷ್ಠ ಪಕ್ಷ ಇವನಿಗಾಗಿ ಒಂದು ನಿಧಿಯನ್ನಾದರೂ ಇಳಿಸಬಹುದಿತ್ತು ಅಥವಾ ಇವನ ಬಳಿಯಲ್ಲಿ ಒಂದು ತೋಟ ವಾದರೂ ಇದ್ದು ಅದರಿಂದ ಇವನು (ನಿಶ್ಚಿಂತನಾಗಿ) ಉಣ್ಣು ಬಹುದಿತ್ತು ಎನ್ನುತ್ತಾರೆ ಮತ್ತು ಈ ಅಕ್ರಮಿಗಳು, "ನೀವಂತೂ ಒಬ್ಬ ಮಾಟ ಪೀಡಿತನನ್ನು ಹಿಂಬಾಲಿಸುತ್ತಿರುವಿರಿ" ಎನ್ನುತ್ತಾರೆ.

9. ನೋಡಿರಿ, ಇವರು ಎಂತೆಂತಹ ವಾದಗಳನ್ನು ನಿಮ್ಮ ಮುಂದಿಡುತ್ತಿದ್ದಾರೆ. ಇವರು ಎಷ್ಟರ ಮಟ್ಟಿಗೆ ದಾರಿ ತಪ್ಪಿದ್ದಾರೆಂದರೆ ಸರಿಯಾದ ಮಾತೇ ಇವರಿಗೆ ತೋಚುವುದಿಲ್ಲ.

10. ಅವನು ಮಹಾ ಸುಮಂಗಲನು. ಅವನಿಚ್ಛಿಸಿದರೆ, ಇವರು ಹೇಳುವಂತಹ ವಸ್ತುಗಳಿಗಿಂತಲೂ ಶ್ರೇಷ್ಠವಾದವುಗಳನ್ನು ನಿಮಗೆ ದಯಪಾಲಿಸಬಲ್ಲನು. ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ (ಒಂದಲ್ಲ) ಅನೇಕ ಉದ್ಯಾನಗಳನ್ನೂ ದೊಡ್ಡ ದೊಡ್ಡ ಅರಮನೆಗಳನ್ನೂ ದಯಪಾಲಿಸಬಲ್ಲನು.

11. ವಾಸ್ತವದಲ್ಲಿ ಇವರು, 'ಆ ಘಳಿಗೆ'ಯನ್ನು ಸುಳ್ಳಾಗಿಸಿ ಬಿಟ್ಟಿದ್ದಾರೆ.' ಆ ಘಳಿಗೆಯನ್ನು ಸುಳ್ಳಾಗಿಸುವವನಿಗಾಗಿ ನಾವು ಧಗಧಗಿಸುವ ಬೆಂಕಿಯನ್ನು ಸಿದ್ಧಗೊಳಿಸಿಟ್ಟಿದ್ದೇವೆ.

تُتْلَىٰ عَلَيْهِ بُكْرَةً وَأَصِيلًا ۝

تِلْ أَنْزَلَهُ الَّذِي يَعْلَمُ السِّرَّ فِي السَّمَوَاتِ وَالْأَرْضِ إِنَّكَ كَانَ عَفُورًا رَحِيمًا ۝

وَقَالُوا مَا لِهَذَا الرَّسُولِ يَأْكُلُ الطَّعَامَ وَيَسْتَبِي فِي الْأَسْوَاقِ طُكُوكًا ۝ أَنْزَلَ إِلَيْهِ مَلَكٌ فَيَكُونُ مَعَهُ نَذِيرًا ۝

أَوْ يُلْقَىٰ إِلَيْهِ كَنزٌ أَوْ تَكُونُ لَهُ جَنَّةٌ يَأْكُلُ مِنْهَا ۝ وَقَالَ الظَّالِمُونَ إِنْ تَتَّبِعُونَ إِلَّا رَجُلًا مَسْحُورًا ۝

أَنْظُرْ كَيْفَ ضَرَبُوا لَكَ الْأَمْثَالَ فَضَلُّوا ۝ فَلَا يَسْتَطِيعُونَ سَبِيْلًا ۝

تَبَرَّكَ الَّذِي إِنْ شَاءَ جَعَلَ لَكَ خَيْرًا مِنْ ذَلِكَ جَنَّاتٍ تَجْرِي مِنْ تَحْتِهَا الْأَنْهَارُ ۝ وَيَجْعَلُ لَكَ فُضُورًا ۝

بَلْ كَذَّبُوا بِالسَّاعَةِ ۝ وَأَعْتَدْنَا لِلْمَكْذِبِينَ كَذَّابًا بِالسَّاعَةِ سَعِيرًا ۝

1. ಅರ್ಥಾತ್- ನಿರ್ಣಾಯಕ ದಿನವನ್ನು.

12. ಅದು ಇವರನ್ನು ದೂರದಿಂದ ಕಂಡಾಗ ಇವರು ಅದರ ಆಕ್ರೋಶವನ್ನು ಮತ್ತು ಆವೇಶದ ಆರ್ಭಟವನ್ನು ಕೇಳುವರು.

إِذَا رَأَوْهُمْ مِنْ مَكَانٍ بَعِيدٍ سَمِعُوا لَهَا
تَغَيُّطًا وَ سُرْفِيرًا ⑫

13. ಮತ್ತು ಇವರು ಕೈಕಾಲು ಕಟ್ಟಿಲ್ಲಟ್ಟು ಅದರ ಒಂದು ಇಕ್ಕಟ್ಟಾದ ಜಾಗದಲ್ಲಿ ತುರುಕಿಸಲ್ಪಟ್ಟಾಗ ತಮ್ಮ ಮರಣಕ್ಕಾಗಿ ಪ್ರಾರ್ಥಿಸ ತೊಡಗುವರು.

وَ إِذَا أَلْقُوا مِنْهَا مَكَانًا ضَيِّقًا
مُقَرَّنِينَ دَعَوْا هُنَالِكَ تَبَرُّرًا ⑬

14. (ಆಗ ಅವರೊಡನೆ) ಇಂದು ಒಂದು ಮರಣವನ್ನಲ್ಲ, ಅನೇಕ ಮರಣಗಳಿಗಾಗಿ ಪ್ರಾರ್ಥಿಸಿಕೊಳ್ಳಿರಿ (ಎನ್ನಲಾಗುವುದು).

لَا تَدْعُوا الْيَوْمَ تَبَرُّرًا وَاحِدًا وَادْعُوا
تَبَرُّرًا كَثِيرًا ⑭

15. ಈ ಪರಿಣಾಮ ಒಳ್ಳೆಯದೋ ಅಥವಾ ದೇವಭಯವುಳ್ಳ ಧರ್ಮನಿಷ್ಠರಿಗೆ ವಾಗ್ದಾನ ಮಾಡಲಾಗಿರುವ, ಅವರ ಕರ್ಮದ ಸತ್ಯವೂ ಪ್ರಯಾಣದ ಕೊನೆಯ ಘಟ್ಟವೂ ಆಗಿರುವ ಶಾಶ್ವತ ಸ್ವರ್ಗ ಒಳ್ಳೆಯದೋ ಎಂದು ಇವರೊಡನೆ ಕೇಳಿರಿ.

قُلْ أَذْكَاءٌ خَيْرٌ أَمْ جِنَّةٌ الْخُلْدِ الَّتِي
وَعِدَ الْمُتَّقُونَ ٭ كَأَنْتَ لَهُمْ
جَزَاءٌ وَ مَصِيرًا ⑮

16. ಅದರಲ್ಲಿ ಅವರ ಪ್ರತಿಯೊಂದು ಇಚ್ಛೆಯೂ ಪೂರ್ತಿಗೊಳ್ಳುವುದು. ಅವರು ಅದರಲ್ಲಿ ಸದಾ ಕಾಲ ವಾಸಿಸುವರು. ಅದನ್ನು ದಯಪಾಲಿಸುವುದು ನಿಮ್ಮ ಪ್ರಭುವಿನ ಮೇಲೆ ಬದ್ಧವಾಗಿರುವ ಒಂದು ವಾಗ್ದಾನವಾಗಿರುತ್ತದೆ.

لَهُمْ فِيهَا مَا يَشَاءُونَ خَالِدِينَ ٭ كَانَتْ
عَلَىٰ رَبِّكَ وَعْدًا مَسْئُورًا ⑯

17. (ನಿಮ್ಮ ಪ್ರಭು) ಇವರನ್ನೂ ಇಂದು ಇವರು ಅಲ್ಲಾಹನನ್ನು ಬಿಟ್ಟು ಪೂಜಿಸುತ್ತಿರುವ ಇವರ ಆರಾಧ್ಯರನ್ನೂ ಸುತ್ತುಗಟ್ಟಿ ತರುವ ದಿನ ಅದೇ ಆಗಿರುವುದು. ತರುವಾಯ ಅವರೊಡನೆ, "ನಮ್ಮ ಈ ದಾಸರನ್ನು ಪಥಭ್ರಷ್ಟಗೊಳಿಸಿದವರು ನೀವೋ ಅಥವಾ ಇವರು ಸ್ವತಃ ಭ್ರಷ್ಟರಾಗಿದ್ದರೋ" ಎಂದು ಅವನು ಕೇಳುವನು.

وَ يَوْمَ يَحْشُرُهُمْ وَ مَا يَعْبُدُونَ مِنْ
دُونِ اللَّهِ قَيْقُولٌ ءَأَنْتُمْ أَضَلَلْتُمْ
عِبَادِي هُوَ لَآءٍ أَمْ هُمْ ضَلُّوا السَّبِيلَ ⑰

18. ಆಗ ಅವರು, "ನೀನು ಪರಮ ಪಾವನನು. ನಿನ್ನ ಹೊರತು ಇತರರನ್ನು ನಮ್ಮ ರಕ್ಷಕ ಮಿತ್ರರನ್ನಾಗಿ ಮಾಡುವುದು ನಮಗೆ ಭೂಷಣವಾಗಿರಲಿಲ್ಲ. ಆದರೆ ನೀನು ಇವರಿಗೂ ಇವರ ಪೂರ್ವಿಕರಿಗೂ ಸಾಕಷ್ಟು ಜೀವನ ಸಾಧನಗಳನ್ನು ನೀಡಿದೆ. ಎಷ್ಟೆಂದರೆ, ಕೊನೆಗೆ ಇವರು ಉಪದೇಶವನ್ನು ಮರೆತುಬಿಟ್ಟರು ಮತ್ತು ದುರ್ಗತಿಗೊಳಗಾಗಿ ಬಿಟ್ಟರು" ಎನ್ನುವರು.

قَالُوا سُبْحٰنَكَ مَا كَانَ يُنْبِئُنَا أَنْ تَتَّخِذَ
مِنْ دُونِكَ مِنْ أَوْلِيَاءٍ وَ لَكِنْ مَتَّعْتَهُمْ وَ
آبَاءَهُمْ حَتَّىٰ نَسُوا آلَ الْأَرْضِ وَ كَانُوا قَوْمًا بُورًا ⑱

19. ಈ ರೀತಿ (ನಿಮ್ಮ ಆರಾಧ್ಯರು) ನೀವಿಂದು ಹೇಳುತ್ತಿರುವ

فَقَدْ كَذَّبْتُمْ بِمَا تَقُولُونَ لِمَا كُنْتُمْ تُطِيعُونَ

<p>ಮಾತುಗಳನ್ನು ಸುಳ್ಳಾಗಿಸುವರು²; ಅನಂತರ ನೀವು ನಿಮ್ಮ ದುರ್ಗತಿಯನ್ನೂ ನಿವಾರಿಸಲಾರಿರಿ. ಎಲ್ಲಿಂದಲೂ ಸಹಾಯವನ್ನೂ ಪಡೆಯಲಾರಿರಿ. ನಿಮ್ಮಲ್ಲಿ ಯಾರೇ ಅಕ್ರಮವೆಸಗಿದರೂ ಅವನಿಗೆ ನಾವು ಮಹಾ ಯಾತನೆಯ ಸವಿಯನ್ನು ಉಣಿಸುವೆವು.</p>	<p>صَرَفًا وَلَا نُصْرًا ۖ وَمَنْ يُظْلَمِ مِنكُمْ فُتِنًا ۗ عَذَابًا كَبِيرًا ﴿١٩﴾</p>
<p>20. ಪೈಗಂಬರರೇ, ನಿಮಗಿಂತ ಮುಂಚೆ ನಾವು ರವಾನಿಸಿದ್ದ ಸಂದೇಶ ವಾಹಕರಲ್ಲರೂ ಆಹಾರ ಸೇವಿಸುವವರು ಮತ್ತು ಪೇಟೆಗಳಲ್ಲಿ ಸಂಚರಿಸುವವರೇ ಆಗಿದ್ದರು. ವಾಸ್ತವದಲ್ಲಿ ನಾವು ನಿಮ್ಮನ್ನು ಪರಸ್ಪರ ಪಾಲಿಗೆ ಪರೀಕ್ಷಾ ಸಾಧನವನ್ನಾಗಿ ಮಾಡಿರುತ್ತೇವೆ.³ ನೀವು ತಾಳ್ಮೆ ವಹಿಸುತ್ತೀರಾ?⁴ ನಿಮ್ಮ ಪ್ರಭು ಎಲ್ಲವನ್ನೂ ವೀಕ್ಷಿಸುತ್ತಿದ್ದಾನೆ.</p>	<p>وَمَا أَرْسَلْنَا قَبْلَكَ مِنَ الْمُرْسَلِينَ إِلَّا أَنْتَهُمْ لِيََاكِلُوا الطَّعَامَ وَيَشْرَبُوا فِي الْأَسْوَاقِ ۗ وَجَعَلْنَا بَعْضَكُمْ لِبَعْضٍ فِتْنَةً ۗ أَنْتَضِرُّونَ ۖ وَكَانَ رَبُّكَ بَصِيرًا ﴿٢٠﴾</p>
<p>21. *ನಮ್ಮ ಮುಂದೆ ಹಾಜರಾಗಲಿಕ್ಕಿದೆಯೆಂಬ ಭಯವನ್ನಿರಿಸಿಕೊಳ್ಳುವವರು, "ನಮ್ಮ ಬಳಿಗೆ ದೇವಚರರೇಕೆ ಕಳುಹಿಸಲ್ಪಡಲಿಲ್ಲ? ಅಥವಾ ನಾವು ನಮ್ಮ ಪ್ರಭುವನ್ನು ನೋಡುವಂತೆ ಯಾಕಾಗಲಿಲ್ಲ?" ಎನ್ನುತ್ತಾರೆ. ಇವರು ತಮ್ಮೊಳಗೆ ದೊಡ್ಡ ಅಹಂಭಾವವನ್ನು ರಿಸಿಕೊಂಡಿದ್ದಾರೆ ಮತ್ತು ವಿದ್ರೋಹದಲ್ಲಿ ಹದಮೀರಿ ಹೋಗಿದ್ದಾರೆ.</p>	<p>وَقَالَ الَّذِينَ لَا يَرْجُونَ لِقَاءَنَا لَوْلَا أُنزِلَ عَلَيْنَا الْمَلَكُ أَوْ نَرَىٰ رَبَّنَا لَقَدْ اسْتَكْبَرُوا فِي أَنْفُسِهِمْ وَعَتَوْا عُنُوقًا كَبِيرًا ﴿٢١﴾</p>
<p>22. ಇವರು ದೇವಚರರನ್ನು ಕಾಣುವ ದಿನವು ಅಪರಾಧಿಗಳ ಪಾಲಿಗೆ ಸಂತಸದ ದಿನವಾಗಿರಲಾರದು- "ದೇವಾ, ಶರಣು-ಶರಣು" ಎಂದು ಚೀರಾಡುವರು.</p>	<p>يَوْمَ يَرُونَ الْمَلَكَ لَا بُشْرَىٰ يَوْمَئِذٍ لِّلْمُجْرِمِينَ وَيَقُولُونَ حَجْرًا مَّحْجُورًا ﴿٢٢﴾</p>
<p>23. ಅವರು ಮಾಡಿಟ್ಟಿರುವ ಎಲ್ಲಾ ಕರ್ಮಗಳನ್ನು ನಾವು ಧೂಳಿನಂತೆ ಹಾರಿಸಿಬಿಡುವೆವು.</p>	<p>وَقَدِمْنَا إِلَىٰ مَا عَمِلُوا مِنْ عَمَلٍ فَجَعَلْنَاهُ هَبَاءً مَّنثُورًا ﴿٢٣﴾</p>
<p>24. ಅಂದು ಸ್ವರ್ಗಕ್ಕೆ ಅರ್ಹರಾದವರು ಮಾತ್ರ ಒಳ್ಳೆಯ ಜಾಗದಲ್ಲಿ</p>	<p>أَصْحَابُ الْجَنَّةِ يَوْمَئِذٍ خَيْرٌ مُّسْتَقَرًّا</p>
<p>2. ಈ ಸೂಕ್ತಗಳಲ್ಲಿ ಆರಾಧ್ಯರು ಎಂದು ಹೇಳಲಾಗಿರುವುದು ಮೂರ್ತಿ, ಸೂರ್ಯ ಅಥವಾ ಚಂದ್ರನ ಕುರಿತಲ್ಲ. ಬದಲಾಗಿ ಭೂಲೋಕದಲ್ಲಿ ಜನರು ತಮ್ಮ ಆರಾಧ್ಯರನ್ನಾಗಿ ಮಾಡಿಕೊಂಡ ದೇವಚರರು ಮತ್ತು ಮಹಾ ಪುರುಷರ ಕುರಿತಾಗಿದೆ ಎಂದು ಹಿನ್ನೆಲೆಯಿಂದ ವ್ಯಕ್ತವಾಗುತ್ತದೆ.</p> <p>3. ಅರ್ಥಾತ್- ಪ್ರವಾದಿ ಮತ್ತು ಸತ್ಯವಿಶ್ವಾಸಿಗಳು ಸತ್ಯನಿಷೇಧಿಗಳ ಪಾಲಿಗೆ ಪರೀಕ್ಷಾ ಸಾಧನವಾಗಿದ್ದಾರೆ. ಅಂತೆಯೇ ಸತ್ಯನಿಷೇಧಿಗಳು, ಸತ್ಯವಿಶ್ವಾಸಿಗಳು ಮತ್ತು ಪ್ರವಾದಿಯ ಪಾಲಿಗೆ.</p> <p>4. ಅರ್ಥಾತ್- ಈ ಯುಕ್ತಿಯನ್ನು ಕರಗತ ಮಾಡಿಕೊಂಡ ಬಳಿಕ ಪರೀಕ್ಷೆಯ ಈ ಸ್ಥಿತಿ, ನೀವು ಕಾರ್ಯಪ್ರವೃತ್ತರಾಗಿರುವ ಉದ್ದೇಶದ ಪಾಲಿಗೆ ಅತ್ಯಂತ ಹಿತಕರವಾದುದೆಂಬ ತಾಳ್ಮೆಯ ಭಾವ ನಿಮ್ಮಲ್ಲಿ ಬಂದು ಬಿಟ್ಟಿತೇ? ಈಗಲಾದರೂ ಪರೀಕ್ಷೆಯ ಅವಧಿಯಲ್ಲಿ ಅನಿವಾರ್ಯವಾಗಿ ತಿನ್ನಬೇಕಾದ ಏಟುಗಳನ್ನು ತಿನ್ನಲು ನೀವು ಸನ್ನದ್ಧರಾಗಿದ್ದೀರಾ?</p> <p>*ಇಲ್ಲಿಂದ 19ನೆಯ ಕಾಂಡ ಆರಂಭ.</p>	

- ತಂಗುವರು ಮತ್ತು ಮಧ್ಯಾಹ್ನವನ್ನು ಕಳೆಯಲು ಉತ್ತಮ ಸ್ಥಳ ಪಡೆಯುವರು.
25. ಅಂದು ಒಂದು ಮೋಡವು ಆಕಾಶವನ್ನು ಸೀಳುತ್ತಾ ಪ್ರತ್ಯಕ್ಷವಾಗುವುದು ಮತ್ತು ದೇವಚರರ ತಂಡ ತಂಡಗಳೇ ಇಳಿಸಲ್ಪಡುವುವು.
26. ಅಂದು ನಿಜವಾದ ಸಾರ್ವಭೌಮತೆಯು ಕೇವಲ ರಹ್ಮಾನನದ್ದಾಗಿರುವುದು ಮತ್ತು ಅದು ಸತ್ಯನಿಷೇಧಿಗಳಿಗೆ ಬಹಳ ಕಠಿಣ ದಿನವಾಗಿರುವುದು.
27. ಆ ದಿನ ಅಕ್ರಮಿಯು ತನ್ನ ಕೈಗಳನ್ನು ಕಚ್ಚಿಕೊಳ್ಳುವನು ಮತ್ತು, "ಅಕಟ! ನಾನು ಪ್ರವಾದಿಯೊಂದಿಗೆ ಸಹಕರಿಸುತ್ತಿದ್ದೆರೆ!"
28. ಅಯ್ಯೋ ನನ್ನ ದುರ್ದೈವಿಯೇ! ಅಕಟ! ನಾನು ಆ ವ್ಯಕ್ತಿಯನ್ನು ಮಿತ್ರನಾಗಿ ಮಾಡಿಕೊಳ್ಳದಿರುತ್ತಿದ್ದೆರೆ!
29. ಅವನ ದುರ್ಬೋಧನೆಗೆ ಮರುಳಾಗಿ ನನ್ನ ಬಳಿಗೆ ಬಂದಿದ್ದ ಸದ್ಬೋಧನೆಯನ್ನು ನಾನು ಸ್ವೀಕರಿಸಲಿಲ್ಲ. ಶೈತಾನನು ಮಾನವನ ಮಟ್ಟಿಗೆ ಮಹಾ ವಿಶ್ವಾಸ ಘಾತುಕನಾಗಿ ಬಿಟ್ಟನು" ಎಂದು ಹೇಳುವನು
30. ಮತ್ತು ಸಂದೇಶವಾಹಕರು, "ನನ್ನ ಪ್ರಭೂ, ನನ್ನ ಜನಾಂಗದವರು ಈ ಕುರ್ಆನನ್ನು ಅಪಹಾಸ್ಯಕ್ಕೆ ಗುರಿಪಡಿಸಿದ್ದರು" ಎನ್ನುವರು.
31. ಪೈಗಂಬರರೇ, ನಾವು ಇದೇ ರೀತಿಯಲ್ಲಿ ಅಪರಾಧಿಗಳನ್ನು ಪ್ರತಿಯೊಬ್ಬ ಪ್ರವಾದಿಯ ಶತ್ರುವನ್ನಾಗಿ ಮಾಡಿರುತ್ತೇವೆ ಮತ್ತು ನಿಮ್ಮ ಮಾರ್ಗದರ್ಶನಕ್ಕೂ ಸಹಾಯಕ್ಕೂ ನಿಮ್ಮ ಪ್ರಭುವೇ ಸಾಕು.
32. ಸತ್ಯನಿಷೇಧಿಗಳು, "ಇವನ ಮೇಲೆ ಇಡೀ ಕುರ್ಆನ್ ಏಕಕಾಲದಲ್ಲಿ ಏಕೆ ಅವತೀರ್ಣ ಗೊಳಿಸಲ್ಪಡಲಿಲ್ಲ?" ಎಂದು ಕೇಳುತ್ತಾರೆ. ಇದನ್ನು ನಿಮಗೆ ಸರಿಯಾಗಿ ಮಂದಟ್ಟು ಮಾಡಿಕೊಡಲಿಕ್ಕಾಗಿ ಹೀಗೆ ಮಾಡಲಾಗಿದೆ ಮತ್ತು (ಈ ಉದ್ದೇಶಕ್ಕಾಗಿಯೇ) ನಾವು ಇದಕ್ಕೆ ಒಂದು ನಿರ್ದಿಷ್ಟ ಕ್ರಮಕ್ಕನುಸಾರ ಬೇರೆ ಬೇರೆ ಭಾಗಗಳ ರೂಪ ಕೊಟ್ಟಿದ್ದೇವೆ.

وَ أَحْسَنُ مَقِيلًا ﴿١٤﴾

وَيَوْمَ تَشَقُّقُ السَّمَاوَاتُ بِالْعَنَامِ وَتُزَلُّ الْمَلَائِكَةُ تَزِيلًا ﴿١٥﴾

أَلَمْ لِكُ يَوْمَئِذٍ الْحَقُّ لِلرَّحْمَنِ ط
كَانَ يَوْمًا عَلَى الْكَافِرِينَ عَسِيرًا ﴿١٦﴾

وَيَوْمَ يَعَضُّ الظَّالِمُ عَلَى يَدَيْهِ يَقُولُ يَلِيَّتَنِي اتَّخَذْتُ مَعَ الرَّسُولِ سَيْئًا ﴿١٧﴾

يُوْتِلَتِي لِيَتَنِي لَمْ آتَخِذْ فُلَانًا حَلِيلًا ﴿١٨﴾

لَقَدْ أَهْلَيْتَنِي عَنِ الذِّكْرِ بَعْدَ إِذْ جَاءَنِي وَكَانَ الشَّيْطَانُ لِلْإِنْسَانِ خَدُوْلًا ﴿١٩﴾

وَقَالَ الرَّسُولُ يَا رَبِّ إِنَّ قَوْمِي اتَّخَذُوا هَذَا الْقُرْآنَ مَهْجُورًا ﴿٢٠﴾

وَكَذَلِكَ جَعَلْنَا لِكُلِّ نَبِيٍّ عَدُوًّا مِّنَ الْمُجْرِمِينَ ط وَكَفَى بِرَبِّكَ هَادِيًا وَنَصِيرًا ﴿٢١﴾

وَقَالَ الَّذِينَ كَفَرُوا لَوْلَا نُزِّلَ عَلَيْهِ الْقُرْآنُ جُمْلَةً وَاحِدَةً كَذَلِكَ لِنُثَبِّتَ بِهِ فُؤَادَكَ وَرَتَّلْنَاهُ تَرْتِيلًا ﴿٢٢﴾

33. ಅವರು ನಿಮ್ಮ ಮುಂದೆ ಯಾವುದಾದರೂ ವಿಚಿತ್ರ ವಿಷಯ (ಅಥವಾ ವಿಚಿತ್ರ ಪ್ರಶ್ನೆ) ತಂದಾಗ ನಾವು ಅದಕ್ಕೆ ಸಮರ್ಪಕವಾದ ಉತ್ತರವನ್ನು ಸಕಾಲದಲ್ಲಿ ಕೊಟ್ಟುಬಿಟ್ಟೆವು ಮತ್ತು ಅತ್ಯುತ್ತಮ ರೀತಿಯಲ್ಲಿ ವಿವರಿಸಿದೆವು.

وَلَا يَأْتُونَكَ بِمَثَلٍ إِلَّا جِئْنَاكَ بِالْحَقِّ
وَ أَحْسَنَ تَفْسِيرًا ﴿٣٣﴾

34. ಅಧೋಮುಖಿಯಾಗಿ ನರಕದ ಕಡೆಗೆ ದೂಡಲ್ಪಡುವವರ ನೆಲೆಯು ಬಹಳ ಕೆಟ್ಟದ್ದು ಮತ್ತು ಅವರ ಮಾರ್ಗವು ತೀರಾ ತಪ್ಪು.

الَّذِينَ يُحْشَرُونَ عَلَىٰ وُجُوهِهِمْ إِلَىٰ
جَهَنَّمَ ۗ أُولَٰئِكَ شَرٌّ مَكَانًا وَأَضَلُّ
سَبِيلًا ﴿٣٤﴾

35. ನಾವು ಮೂಸಾರಿಗೆ ಗ್ರಂಥ ನೀಡಿದವು ಮತ್ತು ಅವರ ಜೊತೆಗೆ ಅವರ ಸಹೋದರ ಹಾರೂನರನ್ನು ಸಹಾಯಕನಾಗಿ ನೇಮಿಸಿದೆವು.

وَلَقَدْ آتَيْنَا مُوسَى الْكِتَابَ وَجَعَلْنَا
مَعَ أَخَاهُ هَارُونَ وَزِيرًا ﴿٣٥﴾

36. ನಮ್ಮ ಸೂಕ್ತಗಳನ್ನು ಸುಳ್ಳಾಗಿಸಿ ಬಿಟ್ಟಿರುವ ಆ ಜನಾಂಗದ ಕಡೆಗೆ ಹೋಗಿರೆಂದು ಅವರೊಡನೆ ಹೇಳಿದೆವು. ಕೊನೆಗೆ ನಾವು ಅವರನ್ನು ನಾಶಗೊಳಿಸಿ ಬಿಟ್ಟೆವು.

فَقُلْنَا أَهْبَأَ إِلَى الْقَوْمِ الَّذِينَ كَذَّبُوا
بِآيَاتِنَا ۖ فَدَمَّرْنَاهُمْ تَدْمِيرًا ﴿٣٦﴾

37. ನೂಹರ ಜನಾಂಗವು ಸಂದೇಶವಾಹಕರನ್ನು ಸುಳ್ಳಾಗಿಸಿದಾಗ ಅವರ ಗತಿಯೂ ಇದೇ ಆಗಿತ್ತು. ನಾವು ಅವರನ್ನು ಮುಳುಗಿಸಿ ಬಿಟ್ಟೆವು ಮತ್ತು ಸಮಸ್ತ ಲೋಕದವರಿಗೆ ಒಂದು ಪಾಠವಾಗಿ ಮಾಡಿ ಬಿಟ್ಟೆವು ಮತ್ತು ಆ ಅಕ್ರಮಿಗಳಿಗೆ ನಾವು ಒಂದು ವೇದನಾಯುಕ್ತ ಯಾತನೆಯನ್ನು ಸಿದ್ಧಗೊಳಿಸಿ ಇಟ್ಟಿದ್ದೇವೆ.

وَقَوْمَ نُوحٍ لَمَّا كَذَّبُوا الرُّسُلَ أَغْرَقْنَاهُمْ
وَ جَعَلْنَا لَهُمُ اللَّيْلَ نَارًا وَّ النَّهَارَ سَحَابًا
لِّلظَّالِمِينَ ۗ عَذَابًا أَلِيمًا ﴿٣٧﴾

38. ಇದೇ ರೀತಿ 'ಆದ್', 'ಸಮೂದ್' ಮತ್ತು 'ರಸ್ಸ'ನವರ ಮಧ್ಯದ ಶತಮಾನಗಳ ಅನೇಕರೂ ನಾಶಗೊಳಿಸಲ್ಪಟ್ಟಿದ್ದಾರೆ.

وَ عَادًا وَ ثَمُودًا وَ أَصْحَابَ الرَّسِّ وَّ
قُرُونًا بَيْنَ ذَلِكَ ۗ كَثِيرًا ﴿٣٨﴾

39. ನಾವು ಅವರ ಪೈಕಿ ಪ್ರತಿಯೊಬ್ಬರಿಗೂ (ಹಿಂದೆ ನಾಶ ಹೊಂದಿದವರ) ದೃಷ್ಟಾಂತಗಳನ್ನು ಕೊಡುತ್ತಾ ಬೋಧಿಸಿದೆವು ಮತ್ತು ಕೊನೆಗೆ ಎಲ್ಲರನ್ನೂ ನಾಶಗೊಳಿಸಿಬಿಟ್ಟೆವು.

وَ كَلَّا ۚ صَرَبْنَا لَهُ الْأَمْثَالَ وَّ كَلَّا ۚ
تَنْبُرْنَا تَنْبِيرًا ﴿٣٩﴾

5. ಇಲ್ಲಿ ಗ್ರಂಥವೆಂದು ಹೇಳಲಾಗಿರುವುದು ಪ್ರಾಯಶಃ ಈಜಿಪ್ಟ್‌ನಿಂದ ಹೊರಟ ಬಳಿಕ ಹ. ಮೂಸಾರಿಗೆ(ಅ) ನೀಡಲಾದ ಗ್ರಂಥದ ಕುರಿತಲ್ಲ. ಪ್ರವಾದಿತ್ವದ ಪದವಿಗೆ ನೇಮಕಗೊಂಡ ನಂತರ ಈಜಿಪ್ಟ್‌ನಿಂದ ಹೊರಡುವ ತನಕದ ಅವಧಿಯಲ್ಲಿ ಹ. ಮೂಸಾರಿಗೆ(ಅ) ನೀಡಲಾಗುತ್ತಿದ್ದ ನಿರ್ದೇಶನಗಳ ಕುರಿತು ಈ ಮಾತು ಹೇಳಲಾಗಿದೆ. ಇದರಲ್ಲಿ ಹ. ಮೂಸಾ(ಅ) ಅಲ್ಲಾಹನ ಆಜ್ಞೆಯಂತೆ ಫಿರಾಫಿನನ ಆಸ್ಥಾನದಲ್ಲಿ ನೀಡಿದ ಪ್ರವಚನಗಳೂ ಸೇರಿವೆ. ಅಂತೆಯೇ ಫಿರಾಫಿನನ ವಿರುದ್ಧ ಹೋರಾಟದ ವೇಳೆ ಅವರಿಗೆ ನೀಡಲಾಗುತ್ತಿದ್ದ ಮಾರ್ಗದರ್ಶನಗಳೂ ಅದರಲ್ಲಿ ಸೇರಿವೆ. ಕುರಾಫಿನಿನಲ್ಲಿ ಅಲ್ಲಲ್ಲಿ ಈ ವಿಷಯಗಳ ಪ್ರಸ್ತಾಪವಿದೆ. ಆದರೆ ಈ ವಿಷಯಗಳು ತೌರಾತ್‌ನಲ್ಲಿ ಸೇರಿಸಲ್ಪಟ್ಟಿಲ್ಲವೆಂಬುದೇ ಪ್ರಬಲ ಗುಮಾನಿಯಾಗಿದೆ. ತೌರಾತ್‌ನ ಆರಂಭ, ಈಜಿಪ್ಟ್‌ನಿಂದ ಹೊರಟ ನಂತರ ಸೀನಾಯ್ ಪರ್ವತದಲ್ಲಿ ಶಿಲಾಫಲಕಗಳ ರೂಪದಲ್ಲಿ ಕೊಡಲಾದ ಹತ್ತು ಆದೇಶಗಳಿಂದಾಗುತ್ತದೆ.

6. 'ರಸ್ಸ' ಎಂದು ಅರಬಿ ಭಾಷೆಯಲ್ಲಿ ಹಳೆಯದಾದ ಪಾಳು ಬಾವಿಗೆ ಹೇಳುತ್ತಾರೆ. ತಮ್ಮ ಪ್ರವಾದಿಯನ್ನು ಬಾವಿಗೆಸೆದು ಅಥವಾ ನೇತಾಡಿಸಿ ಸಾಯಿಸಿದ್ದ ಜನರು 'ಅಸ್ವಾಬುರ್ರಸ್ಸ' ಅಥವಾ 'ರಸ್ಸ'ನವರಾಗಿದ್ದಾರೆ.

40. ಅತ್ಯಂತ ಕೆಟ್ಟ ಮಳೆಗೆರೆಯಲಾಗಿದ್ದ ಆ ನಾಡನ್ನು ಇವರು ಹಾದು ಹೋಗಿದ್ದಾರೆ.⁷ ಇವರು ಅವರ ಅವಸ್ಥೆಯನ್ನು ಕಂಡಿರಿಕೊಳ್ಳುವೇ? ಆದರೆ ಇವರು ಮರಣಾನಂತರ ಇನ್ನೊಂದು ಜೀವನದ ನಿರೀಕ್ಷೆಯನ್ನೇ ಇಟ್ಟುಕೊಂಡಿಲ್ಲ.

وَلَقَدْ آتَوْا عَلَى الْقَرْيَةِ الَّتِي أُمِطْرَتْ
مَطَرًا سَوِيًّا ۖ أَفَلَمْ يَكُونُوا يَرَوْنَهَا بَلْ
كَانُوا لَا يَتَذَكَّرُونَ ۖ نُسُورًا ﴿٤٠﴾

41. ಇವರು ನಿಮ್ಮನ್ನು ಕಂಡಾಗಲೆಲ್ಲಾ ಅಪಹಾಸ್ಯ ಮಾಡುತ್ತಾರೆ. "ಅಲ್ಲಾಹನು ಸಂದೇಶವಾಹಕನಾಗಿ ಮಾಡಿ ಕಳುಹಿಸಿದುದು ಇವನನ್ನೇ?"

وَإِذَا رَأَوْا تِجَارَةً أَوْ لَهْوًا اتَّخَذُوا
إِلَّا هُزُوعًا ۗ وَالَّذِي بَعَثَ اللَّهُ رَسُولًا
﴿٤١﴾

42. ನಾವು ನಮ್ಮ ಆರಾಧ್ಯರ ಭಕ್ತಿಯಲ್ಲಿ ಅಚಲರಾಗದೆ ಇದ್ದಿದ್ದರೆ ಇವನು ನಮ್ಮನ್ನು ದಾರಿಗಡಿಸಿ ಅವುಗಳಿಂದ ಬೇರ್ಪಡಿಸಿಯೇ ಬಿಡುತ್ತಿದ್ದನು" (ಎನ್ನುತ್ತಾರೆ). ಸರಿ, ಯಾತನೆಯನ್ನು ಕಂಡಾಗ ಯಾರು ಪಥಭ್ರಷ್ಟತೆಯಲ್ಲಿ ಬಹುದೂರ ಸಾಗಿದ್ದನೆಂಬುದು ಸ್ವತಃ ಇವರಿಗೇ ತಿಳಿದು ಬರುವ ಕಾಲ ದೂರವಿಲ್ಲ.

إِنْ كَادَ لَيُضِلَّنَا عَنْ الْهَيْبَتِنَا لَوْلَا
أَنْ صَبَرْنَا عَلَيْهَا ۖ وَسَوْفَ يَعْلَمُونَ
حِينَ يَرَوْنَ الْعَذَابَ مَنْ أَضَلُّ سَبِيلًا ﴿٤٢﴾

43. ತನ್ನ ಚಿತ್ತಾಕಾಂಕ್ಷೆಯನ್ನು ತನ್ನ ದೇವನಾಗಿ ಮಾಡಿಕೊಂಡಿರುವಾತನ ಸ್ಥಿತಿಯ ಬಗ್ಗೆ ನೀವೆಂದಾದರೂ ವಿವೇಚಿಸಿದಿರಾ? ನೀವು ಇಂತಹವರನ್ನು ಸರಿದಾರಿಗೆ ತರುವ ಹೊಣೆಯನ್ನು ವಹಿಸಿಕೊಳ್ಳಬಲ್ಲೀರಾ?

أَرَأَيْتَ مَنْ اتَّخَذَ إِلَهَهُ هَوَاهُ ۗ
أَفَأَنْتَ تَكُونُ عَلَيْهِ وَكَيْلًا ﴿٤٣﴾

44. ಇವರಲ್ಲಿ ಹೆಚ್ಚಿನವರು ಆಲಿಸುತ್ತಾರೆಂದೂ ಗ್ರಹಿಸುತ್ತಾರೆಂದೂ ಭಾವಿಸುತ್ತೀರಾ? ಇವರಂತು ಪ್ರಾಣಿಗಳಂತಿದ್ದಾರೆ. ಅಷ್ಟೇ ಅಲ್ಲ ಅದಕ್ಕಿಂತಲೂ ನಿಕೃಷ್ಟರು.

أَمْ تَحْسَبُ أَنَّ أَكْثَرَهُمْ يَسْمَعُونَ
أَوْ يَعْقِلُونَ ۖ إِنْ هُمْ إِلَّا كَالْأَنْعَامِ
بَلْ هُمْ أَضَلُّ سَبِيلًا ﴿٤٤﴾

45. ನಿಮ್ಮ ಪ್ರಭು ಹೇಗೆ ನೆರಳನ್ನು ಹರಡಿಸಿ ಬಿಡುತ್ತಾನೆಂಬುದನ್ನು ನೀವು ಕಂಡಿಲ್ಲವೇ? ಅವನು ಇಚ್ಛಿಸಿದ್ದರೆ ಅದನ್ನು ಶಾಶ್ವತ ನೆರಳಾಗಿಸಿ ಬಿಡುತ್ತಿದ್ದನು. ನಾವು ಸೂರ್ಯನನ್ನು ಅವರ ಮಾರ್ಗದರ್ಶಿಯಾಗಿ ಮಾಡಿರುವೆವು.⁸

أَلَمْ تَرَ إِلَىٰ رَبِّكَ كَيْفَ مَدَّ الظِّلَّ
وَكَوْ شَاءَ لَجَعَلَهُ سَاكِنًا ۖ ثُمَّ جَعَلْنَا
الشَّمْسَ عَلَيْهِ دَلِيلًا ﴿٤٥﴾

46. ಅನಂತರ (ಸೂರ್ಯನು ಮೇಲೇರುತ್ತಿದ್ದ ಹಾಗೆ) ನಾವು ಆ ನೆರಳನ್ನು ಕ್ರಮೇಣ ನಮ್ಮ ಕಡೆಗೆ ಸೆಳೆಯುತ್ತ ಹೋಗುತ್ತೇವೆ.⁹

ثُمَّ قَبَّضْنَاهُ إِلَيْنَا قَبْضًا يَسِيرًا ﴿٤٦﴾

7. ಅರ್ಥಾತ್- ಲೂತ್ ಸಮುದಾಯದ ಪ್ರದೇಶ. ಕೆಟ್ಟ ಮಳೆಯೆಂದರೆ ಕಲ್ಲಿನ ಮಳೆ.

8. ನಾವಿಕರ ಪಾರಿಭಾಷಿಕದಲ್ಲಿ 'ದಲೀಲ್' ಎಂದರೆ ನಾವೆಗಳಿಗೆ ದಾರಿ ತೋರಿಸುವ ವ್ಯಕ್ತಿ. ನೆರಳನ್ನು ಸೂರ್ಯನ ಮೇಲೆ 'ದಲೀಲ್' ಮಾಡುವುದೆಂದರೇ - ನೆರಳಿನ ಸಂಕುಚನ-ವಿಕಸನ, ಸೂರ್ಯನ ಮೇಲೇರುವಿಕೆ-ಕೆಳಗಿಳಿಯುವಿಕೆ ಹಾಗೂ ಉದಯ - ಅಸ್ತಮಾನಗಳನ್ನು ಹೊಂದಿಕೊಂಡಿದೆ ಎಂದಾಗಿದೆ.

9. ತನ್ನ ಬಳಿಗೆ ಸೆಳೆಯುವುದೆಂದರೆ ಅದೃಶ್ಯಗೊಳಿಸುವುದು ಮತ್ತು ನಾಶ ಪಡಿಸುವುದು. ಏಕೆಂದರೆ ನಾಶವಾಗುವುದೆಲ್ಲವೂ ಅಲ್ಲಾಹನಡೆಗೆ

47. ರಾತ್ರೆಯನ್ನು ನಿಮಗೆ ಉಡುಪಾಗಿಯೂ ನಿದ್ರೆಯನ್ನು ಪ್ರಶಾಂತಿಯಾಗಿಯೂ ಹಗಲನ್ನು ಎದ್ದೇಳುವ ಸಮಯವಾಗಿಯೂ ಮಾಡಿದವನು ಅಲ್ಲಾಹನೇ ಆಗಿರುತ್ತಾನೆ.

وَهُوَ الَّذِي جَعَلَ لَكُمُ اللَّيْلَ لِيَسَآ
وَالنَّوْمَ سُبَاتًا وَجَعَلَ النَّهَارَ تُسْوَرًا ﴿٤٧﴾

48. ತನ್ನ ಕೃಪೆಗೆ ಮುಂಚಿತವಾಗಿ ಮಾರುತಗಳನ್ನು ಸುವಾರ್ತೆಯಾಗಿ ಕಳುಹಿಸುವವನು ಅವನೇ. ಅನಂತರ ಆಕಾಶದಿಂದ ಶುದ್ಧ ನೀರನ್ನಿಳಿಸುತ್ತಾನೆ.

وَهُوَ الَّذِي أَرْسَلَ الرِّيحَ بُشْرًا
بَيْنَ يَدَيْ رَحْمَتِهِ وَأَنْزَلْنَا مِنَ
السَّمَاءِ مَاءً طَهُورًا ﴿٤٨﴾

49. (ಇದು) ಅದರ ಮೂಲಕ ಒಂದು ನಿರ್ಜೀವ ಪ್ರದೇಶಕ್ಕೆ ಜೀವದಾನ ಮಾಡಲಿಕ್ಕಾಗಿ ಮತ್ತು ತನ್ನ ಸೃಷ್ಟಿಯ ಪೈಕಿ ಅನೇಕ ಪ್ರಾಣಿಗಳಿಗೂ ಮನುಷ್ಯರಿಗೂ ಕುಡಿಸಲಿಕ್ಕಾಗಿ.

لِنُحْيِيَ بِهِ بَلَدًا كَيْدًا وَنُسْقِيَهُ مِمَّا
خَلَقْنَا أَنْعَامًا وَأَنَاسِيَّ كَثِيرًا ﴿٤٩﴾

50. ಅವರು ಒಂದಿಷ್ಟು ಪಾಠ ಕಲಿಯಲೆಂದು ನಾವು ಈ ಅಧ್ಯುತವನ್ನು ಪದೇ ಪದೇ ಅವರ ಮುಂದೆ ತರುತ್ತೇವೆ. ಆದರೆ ಹೆಚ್ಚಿನವರು ಸತ್ಯನಿಷೇಧ ಮತ್ತು ಕೃತಘ್ನತೆಯ ಹೊರತು ಬೇರಾವುದೇ ನಿಲುವೆಯನ್ನು ಅಂಗೀಕರಿಸಲು ನಿರಾಕರಿಸಿ ಬಿಡುತ್ತಾರೆ.

وَلَقَدْ صَرَّفْنَا فِيهِ لِيَذَّكَّرُوا
فَأَبَى أَكْثَرُ النَّاسِ إِلَّا كُفْرًا ﴿٥٠﴾

51. ನಾವಿಚ್ಛಿಸುತ್ತಿದ್ದರೆ ಪ್ರತಿಯೊಂದು ನಾಡಿನಲ್ಲಿಯೂ ಒಬ್ಬೊಬ್ಬ ಎಚ್ಚರಿಕೆ ನೀಡುವಾತನನ್ನು ನಿಯೋಗಿಸುತ್ತಿದ್ದೆವು.¹⁰

وَلَوْ شِئْنَا لَبَعَثْنَا فِي كُلِّ قَرْيَةٍ
تَذَكِّرًا ﴿٥١﴾

52. ಆದುದರಿಂದ ಪೈಗಂಬರರೇ, ಸತ್ಯನಿಷೇಧಿಗಳ ಮಾತನ್ನು ಅನುಸರಿಸಲೇ ಬೇಡಿರಿ ಮತ್ತು ಈ ಕುರ್ಆನನ್ನು ತೆಗೆದುಕೊಂಡು ಅವರ ವಿರುದ್ಧ ಉಗ್ರ ಹೋರಾಟ ನಡೆಸಿರಿ.

فَلَا تَطِعِ الْكٰفِرِينَ وَجَاهِدْهُمْ
بِهِ جِهَادًا كَبِيرًا ﴿٥٢﴾

53. ಎರಡು ಸಮುದ್ರಗಳನ್ನು ಸೇರಿಸಿಟ್ಟಿರುವವನು ಅವನೇ. ಒಂದು ರುಚಿಕರವೂ ಸಿಹಿಯೂ ಆಗಿದೆ. ಇನ್ನೊಂದು ಉಪ್ಪು ಕಹಿಯೂ ಆಗಿದೆ. ಇವೆರಡರ ಮಧ್ಯೆ ಒಂದು ತೆರೆ ಇದೆ. ಅವು ಪರಸ್ಪರ ಬೆರೆಯದಂತೆ ಮಾಡುವ ಒಂದು ತಡೆ ಇದೆ.¹¹

وَهُوَ الَّذِي مَرَجَ الْبَحْرَيْنِ هَذَا عَذْبٌ
فُرَاتٌ وَهَذَا مِلْحٌ أُجَاجٌ وَجَعَلَ
بَيْنَهُمَا بَرْزَخًا وَحِجْرًا مَّحْجُورًا ﴿٥٣﴾

ಮರಳುತ್ತದೆ. ಎಲ್ಲ ವಸ್ತುಗಳೂ ಅವನಡೆಯಿಂದಲೇ ಬರುತ್ತವೆ ಮತ್ತು ಅವನಡೆಗೇ ಮರಳುತ್ತವೆ.

10. ಅರ್ಥಾತ್- ಹಾಗೆ ಮಾಡುವುದು ನಮ್ಮ ಸಾಮರ್ಥ್ಯಕ್ಕೆ ಅತೀತವಾಗಿರಲಿಲ್ಲ. ನಾವು ಬಯಸಿದ್ದರೆ ಅಲ್ಲಲ್ಲಿ ಪ್ರವಾದಿಗಳನ್ನು ಹುಟ್ಟಿಸುತ್ತಿದ್ದೆವು. ಆದರೆ ನಾವು ಹಾಗೆ ಮಾಡಲಿಲ್ಲ. ಸಮಸ್ತ ಜಗತ್ತಿಗಾಗಿ ನಾವು ಓರ್ವ ಪ್ರವಾದಿಯನ್ನು ನೇಮಿಸಿದವು. ಒಂದೇ ಸೂರ್ಯ ಸಮಸ್ತ ಜಗತ್ತಿಗೆ ಸಾಕಾಗುವಂತೆ ಈ ಏಕೈಕ ಮಾರ್ಗದರ್ಶನದ ಸೂರ್ಯ ಲೋಕದ ಸಮಸ್ತ ಜನರಿಗೆ ಸಾಕಾಗುವುದು.

11. ದೊಡ್ಡ ನದಿಯೊಂದು ಸಮುದ್ರಕ್ಕೆ ಬಂದು ಸೇರುವೆಡೆಗಳಲ್ಲಿ ಈ ಸ್ಥಿತಿ ತಲೆದೋರುತ್ತದೆ. ಅಲ್ಲದೆ ಸಮುದ್ರದಲ್ಲೂ ಹಲವೆಡೆ ಸಿಹಿನೀರಿನ ಬುಗ್ಗೆಗಳಿವೆ. ಅದರ ನೀರು ಸಮುದ್ರದ ಅತ್ಯಂತ ಕಹಿಯಾದ ನೀರಿನ ನಡುವೆ ಇದ್ದರೂ ತನ್ನ ಸಿಹಿತನವನ್ನು ಕಾಪಾಡಿಕೊಂಡಿರುತ್ತದೆ. ಉದಾ: ಬಪ್ಪೇನ್ ಮತ್ತು ಪರ್ಷಿಯನ್ ಕೊಲ್ಲಿಯ ತಳದಿಂದ ಇಂತಹ ಅನೇಕ ಬುಗ್ಗೆಗಳು ಪುಟಿದಿದ್ದಿವೆ. ಅವುಗಳಿಂದ ಜನರು ಸಿಹಿನೀರು ಪಡೆಯುತ್ತಾರೆ.

54. ನೀರಿನಿಂದ ಒಬ್ಬ ಮಾನವನನ್ನು ಸೃಷ್ಟಿಸಿದವನೂ ಅವನೇ. ತರುವಾಯ ಅವನಿಂದ ವಂಶೀಯ ಮತ್ತು ವೈವಾಹಿಕ ಎಂಬ ಎರಡು ಬೇರೆ ಬೇರೆ ಪರಂಪರೆಗಳನ್ನು ಹೊರಡಿಸಿದನು. ನಿನ್ನ ಪ್ರಭು ಮಹಾ ಸಮರ್ಥನು.

وَهُوَ الَّذِي خَلَقَ مِنَ الْمَاءِ بَشَرًا
فَجَعَلَهُ نَسَبًا وَصِهْرًا وَكَانَ
رَبُّكَ قَدِيرًا ﴿٥٤﴾

55. ಜನರು ಆ ಅಲ್ಲಾಹನನ್ನು ಬಿಟ್ಟು ಅವರಿಗೆ ಲಾಭವಾಗಲಿ, ನಷ್ಟವಾಗಲಿ ಉಂಟು ಮಾಡಲಾರದವುಗಳನ್ನು ಆರಾಧಿಸುತ್ತಾರೆ. ಸತ್ಯನಿಷೇಧಿಯು ತನ್ನ ಪ್ರಭುವಿನ ವಿರುದ್ಧ ಪ್ರತಿಯೊಬ್ಬ ಬಂಡುಕೋರನ ಸಹಾಯಕನಾಗಿ ಬಿಟ್ಟಿದ್ದಾನೆ.

وَيَعْبُدُونَ مِنْ دُونِ اللَّهِ مَا لَا
يَنْفَعُهُمْ وَلَا يَضُرُّهُمْ وَكَانَ الْكَافِرُ
عَلَىٰ سَرِّبٍ ظَهِيرًا ﴿٥٥﴾

56. ಪೈಗಂಬರರೇ, ನಾವು ನಿಮ್ಮನ್ನು ಓರ್ವ ಶುಭವಾರ್ತೆ ಹಾಗೂ ಎಚ್ಚರಿಕೆ ನೀಡುವವರಾಗಿ ಕಳುಹಿಸಿರುತ್ತೇವೆ.¹²

وَمَا أَرْسَلْنَاكَ إِلَّا مُبَشِّرًا وَنَذِيرًا ﴿٥٦﴾

57. ಇವರೊಡನೆ, "ನಾನು ಈ ಕಾರ್ಯಕ್ಕಾಗಿ ನಿಮ್ಮಿಂದ ಯಾವುದೇ ಪ್ರತಿಫಲ ಕೇಳುವುದಿಲ್ಲ. ಇಷ್ಟವಿದ್ದವನು ತನ್ನ ಪ್ರಭುವಿನ ಮಾರ್ಗವನ್ನನುಸರಿಸುವುದೇ ನನ್ನ ಪ್ರತಿಫಲ" ಎಂದು ಹೇಳಿರಿ.

قُلْ مَا أَسْأَلُكُمْ عَلَيْهِ مِنْ أَجْرٍ إِلَّا
مَنْ شَاءَ أَنْ يَتَّخِذَ إِلَىٰ رَبِّهِ سَبِيلًا ﴿٥٧﴾

58. ಪೈಗಂಬರರೇ, ಸ್ವಯಂ ಜೀವಂತನೂ ಅಮರನೂ ಆಗಿರುವ ದೇವನ ಮೇಲೆ ಭರವಸೆಯಿಡಿರಿ. ಅವನ ಪ್ರಶಂಸೆಯೊಂದಿಗೆ ಅವನನ್ನು ಸ್ತುತಿಸಿರಿ. ತನ್ನ ದಾಸರ ಪಾಪಗಳ ಬಗ್ಗೆ ಅವನು ಮಾತ್ರ ಅರಿತಿದ್ದರೆ ಸಾಕು.

وَتَوَكَّلْ عَلَىٰ الرَّحْمٰنِ الَّذِي لَا يَمُوتُ وَسَيِّئُهُ
يَحْمَدُهُ ۗ وَكَفَىٰ بِهِ بِنْدَائِهِ
عِبَادَةٌ خَيْرًا ﴿٥٨﴾

59. ಅವನು ಭೂಮಿ-ಆಕಾಶಗಳನ್ನೂ ಅವುಗಳ ನಡುವೆ ಇರುವ ಸಕಲ ವಸ್ತುಗಳನ್ನೂ ಆರು ದಿನಗಳಲ್ಲಿ ಸೃಷ್ಟಿಸಿದನು. ತರುವಾಯ ಸ್ವಯಂ ಸಿಂಹಾಸನಾ ರೂಢನಾದನು. ರಹ್ಮಾನ್! ಅವನ ಘನತೆಯನ್ನು ಬಲ್ಲವರೊಡನೆ ಕೇಳಿಕೊಳ್ಳಿರಿ.

الَّذِي خَلَقَ السَّمٰوٰتِ وَالْاَرْضَ وَمَا
بَيْنَهُمَا فِي سِتَّةِ اَيَّامٍ ثُمَّ اسْتَوٰى عَلَى
الْعَرْشِ ۗ الرَّحْمٰنُ فَسَلِّ بِهٖ خَيْرًا ﴿٥٩﴾

60. ಆ ರಹ್ಮಾನನಿಗೆ ಸಾಷ್ಟಾಂಗವೆರಗಿರಿ ಎಂದು ಅವರೊಡನೆ ಹೇಳಿದಾಗ, "ರಹ್ಮಾನ್ ಎಂದರೇನು? ನೀನು ಹೇಳುವವರಿಗೆ ನಾವು ಸಾಷ್ಟಾಂಗವೆರಗಬೇಕೇ?" ಎಂದು ಕೇಳುತ್ತಾರೆ. ಈ ಕರೆಯು ಅವರ ತಿರಸ್ಕಾರವನ್ನು ಇನ್ನಷ್ಟು ವೃದ್ಧಿಸುತ್ತದೆ.

وَإِذَا قِيلَ لَهُمْ اسْجُدُوا لِلرَّحْمٰنِ
قَالُوا وَمَا الرَّحْمٰنُ ۗ أَنَسْجُدُ لِمَا
تَأْمُرُنَا وَرَادَهُمْ نُفُورًا ﴿٦٠﴾

12. ಅರ್ಥಾತ್- ಸತ್ಯವಿಶ್ವಾಸಿಗೆ ಪ್ರತಿಫಲ ನೀಡುವುದಾಗಲಿ, ಸತ್ಯನಿಷೇಧಿಗೆ ಶಿಕ್ಷೆ ನೀಡುವುದಾಗಲಿ ನಿಮ್ಮ ಕೆಲಸವಲ್ಲ. ಯಾರನ್ನಾದರೂ ಸತ್ಯವಿಶ್ವಾಸದಡೆಗೆ ಬಲವಂತದಿಂದ ಎಳೆದು ತರಲು ಅಥವಾ ಸತ್ಯನಿಷೇಧದಿಂದ ಒತ್ತಾಯಪೂರ್ವಕ ತಡೆಯಲು ನಿಮ್ಮನ್ನು ನೇಮಿಸಲಾಗಿಲ್ಲ. ಸನ್ಮಾರ್ಗವನ್ನು ಸ್ವೀಕರಿಸುವವನಿಗೆ ಸತ್ಪರಿಣಾಮದ ಶುಭವಾರ್ತೆ ನೀಡುವುದು ಮತ್ತು ತನ್ನ ಕೆಡುಕಿನಲ್ಲಿ ದೃಢವಾಗಿ ನಿಲ್ಲುವವನಿಗೆ ಅಲ್ಲಾಹನ ಹಿಡಿತದ ಬಗ್ಗೆ ಎಚ್ಚರಿಸುವುದಷ್ಟೇ ನಿಮ್ಮ ಕೆಲಸ.

61. ಆಕಾಶದಲ್ಲಿ ಬುರುಜುಗಳನ್ನು ಮಾಡಿದವನು ಮತ್ತು ಅದರಲ್ಲಿ ಒಂದು ದೀಪ ಮತ್ತು ಹೊಳೆಯುವ ಚಂದ್ರನನ್ನು ಬೆಳಗಿಸಿದವನು ಪರಮ ಮಂಗಳಮಯನು.
62. ಪಾಠ ಕಲಿಯಲು ಅಥವಾ ಕೃತಜ್ಞನಾಗಲು ಬಯಸುವ ಪ್ರತಿಯೊಬ್ಬನಿಗಾಗಿ ರಾತ್ರಿ ಹಗಲುಗಳನ್ನು ಪರಸ್ಪರ ಉತ್ತರಾಧಿಕಾರಿಗಳನ್ನಾಗಿ ಮಾಡಿದವನು ಅವನೇ.
63. ರಹ್ಮಾನನ ನಿಜವಾದ ದಾಸರು ಭೂಮಿಯ ಮೇಲೆ ಸೌಮ್ಯ ನಡಿಗೆ ನಡೆಯುತ್ತಾರೆ.¹³ ತಿಳಿಗೇಡಿಗಳು ವ್ಯರ್ಥ ತಕಾರಿಗೆ ಬಂದಾಗ, "ನಿಮಗೆ ಸಲಾಮ್" ಎಂದು ಬಿಡುತ್ತಾರೆ.
64. ಅವರು ತಮ್ಮ ಪ್ರಭುವಿನ ಮುಂದೆ ಸಾಷ್ಟಾಂಗವೆರಗುತ್ತಲೂ ನಿಲ್ಲುತ್ತಲೂ ರಾತ್ರಿಗಳನ್ನು ಕಳೆಯುತ್ತಾರೆ.
65. ಅವರು ಹೀಗೆ ಪ್ರಾರ್ಥಿಸುತ್ತಾರೆ, "ನಮ್ಮ ಪ್ರಭೂ, ನಮ್ಮನ್ನು ನರಕದ ಯಾತನೆಯಿಂದ ರಕ್ಷಿಸು. ಅದರ ಯಾತನೆಯಂತೂ ಪ್ರಾಣಾಂತಿಕವಾಗಿದೆ.
66. ಅದು ಅತ್ಯಂತ ನಿಕೃಷ್ಟ ನೆಲೆ ಮತ್ತು ಸ್ಥಾನವಾಗಿರುತ್ತದೆ."
67. ಅವರು ಖರ್ಚು ಮಾಡುವಾಗ ದುಂದುವೆಚ್ಚವನ್ನೂ ಮಾಡುವುದಿಲ್ಲ. ಜಿಪುಣತೆಯನ್ನೂ ತೋರುವುದಿಲ್ಲ. ಅವರ ಖರ್ಚು ಇವೆರಡರ ನಡುವೆ ಸಮತೂಕದಲ್ಲಿ ನಿಂತಿರುತ್ತದೆ.
68. ಅವರು ಅಲ್ಲಾಹನ ಹೊರತು ಇತರ ಯಾವ ಆರಾಧ್ಯನನ್ನೂ ಪ್ರಾರ್ಥಿಸುವುದಿಲ್ಲ. ಅಲ್ಲಾಹನು ಗೌರವಿಸಿರುವ ಯಾವ ಜೀವವನ್ನೂ ಅನ್ಯಾಯವಾಗಿ ಸಂಹರಿಸುವುದಿಲ್ಲ. ವ್ಯಭಿಚಾರವೆಸಗುವುದೂ ಇಲ್ಲ. ಈ ಕಾರ್ಯಗಳನ್ನು ಯಾರೇ ಮಾಡಿದರೂ ಅವನು ತನ್ನ ಪಾಪಗಳ ಫಲವನ್ನು ಪಡೆಯುವನು.
69. ನಿರ್ಣಾಯಕ ದಿನದಂದು ಅವನಿಗೆ ಇಮ್ಮಡಿ ಯಾತನೆ ನೀಡಲಾಗು

تَبْرَكَ الَّذِي جَعَلَ فِي السَّمَاءِ بُرُوجًا
وَجَعَلَ فِيهَا سِرَاجًا وَقَمَرًا مُنِيرًا ﴿٥١﴾

وَهُوَ الَّذِي جَعَلَ اللَّيْلَ وَالنَّهَارَ
خِلْفَةً لِمَنْ أَرَادَ أَنْ يَدَّكَرَ أَوْ
أَرَادَ شُكُورًا ﴿٥٢﴾

وَعِبَادُ الرَّحْمَنِ الَّذِينَ يَمْشُونَ عَلَى
الْأَرْضِ هَوْنًا وَإِذَا خَاطَبَهُمُ الْجَاهِلُونَ
قَالُوا سَلَامًا ﴿٥٣﴾

وَالَّذِينَ يَبْتَغُونَ لِرَبِّهِمْ سُجَّدًا
وَقِيَامًا ﴿٥٤﴾

وَالَّذِينَ يَقُولُونَ رَبَّنَا اصْرِفْ عَنَّا
عَذَابَ جَهَنَّمَ إِنَّ عَذَابَهَا كَانَ
غَرَامًا ﴿٥٥﴾

إِنَّهَا سَاءَتْ مُسْتَقَرًّا وَمُقَامًا ﴿٥٦﴾

وَالَّذِينَ إِذَا أَنْفَقُوا لَمْ يُسْرِفُوا وَلَمْ
يَقْتُرُوا وَكَانَ بَيْنَ ذَلِكَ قَوَامًا ﴿٥٧﴾

وَالَّذِينَ لَا يَدْعُونَ مَعَ اللَّهِ إِلَهًا
آخَرَ وَلَا يَقْتُلُونَ النَّفْسَ الَّتِي حَرَّمَ
اللَّهُ إِلَّا بِالْحَقِّ وَلَا يَزْنُونَ وَمَنْ
يَفْعَلْ ذَلِكَ يَلْقَ أَثَامًا ﴿٥٨﴾

يُضْعَفُ لَهُ الْعَذَابُ يَوْمَ الْقِيَامَةِ وَ

13. ಅರ್ಥಾತ್- ದುರಹಂಕಾರದೊಂದಿಗೆ ಸೆಟೆಯುತ್ತಾ ಸೊಕ್ಕಿನಿಂದ ನಡೆಯುವುದಿಲ್ಲ. ಸರ್ವಾಧಿಕಾರಿಗಳು ಮತ್ತು ಕ್ಷೋಭೆಯುಂಟು ಮಾಡುವವರಂತೆ ನಡಿಗೆಯಿಂದ ತಮ್ಮ ಬಲಪ್ರದರ್ಶನ ಮಾಡಲು ಪ್ರಯತ್ನಿಸುವುದಿಲ್ಲ. ಸಭ್ಯನೂ, ಸತ್‌ಸ್ವಭಾವಿಯೂ ಆದ ಓರ್ವ ಉತ್ತಮ ನಡತೆಯ ವ್ಯಕ್ತಿಯಂತೆ ಅವರು ನಡೆಯುತ್ತಾರೆ.

<p>ವುದು ಮತ್ತು ಅವನು ಅದರಲ್ಲೇ ಸದಾ ಅವಮಾನಿತನಾಗಿ ಬಿದ್ದು ಕೊಂಡಿರುವನು.</p>	<p>يَخْلُدُ فِيهِ مُهَانًا ﴿١٩﴾</p>
<p>70. (ಈ ಪಾಪಗಳನ್ನು ಮಾಡಿದ ಬಳಿಕ) ಪಶ್ಚಾತ್ತಾಪ ಪಟ್ಟು ಸತ್ಯ ವಿಶ್ವಾಸವನ್ನು ಸ್ವೀಕರಿಸಿ, ಸತ್ಕರ್ಮಗಳನ್ನು ಮಾಡಲಾರಂಭಿಸಿದವರ ಹೊರತು. ಇಂತಹವರ ಕೆಡುಕುಗಳನ್ನು ಅಲ್ಲಾಹನು ಒಳಿತುಗಳಾಗಿ ಪರಿವರ್ತಿಸುವನು. ಅಲ್ಲಾಹನು ಅತ್ಯಂತ ಕ್ಷಮಾಶೀಲನೂ ಕರುಣಾ ನಿಧಿಯೂ ಆಗಿರುತ್ತಾನೆ.</p>	<p>إِلَّا مَنْ تَابَ وَآمَنَ وَعَمِلَ عَمَلًا صَالِحًا فَأُولَٰئِكَ يُبَدِّلُ اللَّهُ سَيِّئَاتِهِمْ حَسَنَاتٍ ۗ وَكَانَ اللَّهُ غَفُورًا رَحِيمًا ﴿٢٠﴾</p>
<p>71. ಪಶ್ಚಾತ್ತಾಪ ಪಟ್ಟು ಸತ್ಕರ್ಮಗಳನ್ನು ಮಾಡಲಾರಂಭಿಸುವವನಂತು ಅಲ್ಲಾಹನ ಕಡೆಗೆ ಮರಳಬೇಕಾದ ರೀತಿಯಲ್ಲಿ ಮರಳುತ್ತಾನೆ.</p>	<p>وَمَنْ تَابَ وَعَمِلَ صَالِحًا فَإِنَّهُ يَتُوبُ إِلَى اللَّهِ مَتَابًا ﴿٢١﴾</p>
<p>72. (ರಹ್ಮಾನನ ದಾಸರು) ಸುಳ್ಳಿಗೆ ಸಾಕ್ಷಿಗಳಾಗುವುದಿಲ್ಲ ಮತ್ತು ಅವರಿಗೆ ವ್ಯರ್ಥ ವಿಷಯಗಳ ಸವಿಂಪದಿಂದ ಹಾದು ಹೋಗ ಬೇಕಾಗಿ ಬಂದಾಗ ಸಂಭಾವಿತರಂತೆ ಹಾದು ಹೋಗುತ್ತಾರೆ.</p>	<p>وَالَّذِينَ لَا يَشْهَدُونَ الزُّورَ وَإِذَا مَرُّوا بِاللَّغْوِ مَرُّوا كِرَامًا ﴿٢٢﴾</p>
<p>73. ಅವರ ಪ್ರಭುವಿನ 'ಸೂಕ್ತ'ಗಳನ್ನು ಹೇಳಿ ಉಪದೇಶ ಮಾಡಿದಾಗ ಅವರು ಅದರ ಬಗ್ಗೆ ಕುರುಡರೂ ಕಿವುಡರೂ ಆಗಿದ್ದು ಬಿಡುವು ದಿಲ್ಲ.</p>	<p>وَالَّذِينَ إِذَا ذُكِّرُوا بِآيَاتِ رَبِّهِمْ لَمْ يَخِرُّوا عَلَيْهَا صُمًّا وَعُمْيَانًا ﴿٢٣﴾</p>
<p>74. ಅವರು, "ನಮ್ಮ ಪ್ರಭೂ, ನಮ್ಮ ಪತ್ನಿಯರಿಂದಲೂ ಮಕ್ಕಳಿಂದಲೂ ನಮ್ಮ ಕಣ್ಮನಗಳನ್ನು ತಣಿಸು ಮತ್ತು ನಮ್ಮನ್ನು ಧರ್ಮನಿಷ್ಠರ ನಾಯಕರಾಗಿ ಮಾಡು" ಎಂದು ಪ್ರಾರ್ಥಿಸುತ್ತಾರೆ.¹⁴</p>	<p>وَالَّذِينَ يَقُولُونَ رَبَّنَا هَبْ لَنَا مِنْ أَرْوَاحِنَا وَذُرِّيَّتِنَا قُرَّةَ أَعْيُنٍ وَاجْعَلْنَا لِلْمُتَّقِينَ إِمَامًا ﴿٢٤﴾</p>
<p>75. ಇವರೇ ತಮ್ಮ ಸಹನೆಯ ಫಲವನ್ನು ಉನ್ನತ ಅಂತಸ್ತಿನ ರೂಪದಲ್ಲಿ ಪಡೆಯಲಿರುವವರು. ಅವರನ್ನು ಗೌರವಪೂರ್ಣ ಅಭಿನಂದನೆಗಳೊಂದಿಗೆ ಸ್ವಾಗತಿಸಲಾಗುವುದು.</p>	<p>أُولَٰئِكَ يُجْزَوْنَ الْعُرْفَةَ بِمَا صَبَرُوا وَيُلْقَوْنَ فِيهَا رَحِيمَةً ۗ وَسَلَامًا ﴿٢٥﴾</p>
<p>76. ಅಲ್ಲಿ ಅವರು ಅನಂತಾನಂತ ಕಾಲ ವಾಸಿಸುವರು. ಆ ನೆಲೆ ಮತ್ತು ಆ ಸ್ಥಾನ ಅದೆಷ್ಟು ಉತ್ತಮವಾದುದು!</p>	<p>خَالِدِينَ فِيهَا حَسَنَتْ مُسْتَقَرًّا وَمُقَامًا ﴿٢٦﴾</p>
<p>14. ಅರ್ಥಾತ್- ದೇವಭಕ್ತಿ ಮತ್ತು ಅನುಸರಣೆಯಲ್ಲಿ ನಾವು ಎಲ್ಲರಿಗಿಂತ ಮುಂದಿರಬೇಕು. ಒಳಿತು ಮತ್ತು ಸದಾಚಾರದಲ್ಲಿ ಅತ್ಯಂತ ಮುಂದುವರಿದವರಾಗಿ ಬಿಡಬೇಕು. ನಾವು ಸದಾಚಾರಿಗಳಾಗಿ ಮಾರ್ಪಟ್ಟರೆ ಸಾಲದು, ಅವರ ನಾಯಕರಾಗಿ ಮಾರ್ಪಡಬೇಕು. ನಮ್ಮಿಂದಾಗಿ ಲೋಕದಾದ್ಯಂತ ಒಳಿತು ಪಸರಿಸಬೇಕು. ಇಲ್ಲಿ ಇದನ್ನು ಪ್ರಸ್ತಾಪಿಸಲಾಗಿರುವುದರ ಉದ್ದೇಶ, ಇವರು ಸಿರಿಸಂಪತ್ತು ಮತ್ತು ಸ್ಥಾನಮಾನಗಳ ಬದಲು ಒಳಿತು ಮತ್ತು ಧರ್ಮನಿಷ್ಠೆಯಲ್ಲಿ ಪರಸ್ಪರ ಸ್ಪರ್ಧೆ ನಡೆಸುವವರಾಗಿದ್ದಾರೆ ಎಂದು ತಿಳಿಯಪಡಿಸುವುದಾಗಿದೆ.</p>	

77. ಪೈಗಂಬರರೇ, ಜನರೊಡನೆ, "ನೀವು ನನ್ನ ಪ್ರಭುವನ್ನು ಪ್ರಾರ್ಥಿಸದಿದ್ದರೆ ಅವನಿಗೇನಾಗಬೇಕಾಗಿದೆ.¹⁵ ಈಗಂತು ನೀವು ಸುಳ್ಳಾಗಿಸಿ ಬಿಟ್ಟಿದ್ದೀರಿ, ಸದ್ಯವೇ ಜೀವ ಬಿಡಿಸಿಕೊಂಡು ತಪ್ಪಿಸಿಕೊಳ್ಳಲಾಗದಂತಹ ಶಿಕ್ಷೆಯನ್ನು ನೀವು ಪಡೆಯಲಿದ್ದೀರಿ" ಎಂದು ಹೇಳಿರಿ.

قُلْ مَا يَعْبُؤُكُمْ رَبِّي لَوْلَا دُعَاؤُكُمْ
فَقَدْ كَذَّبْتُمْ فَسَوْفَ يَكُونُ لِزِمَامًا

ಪುಸ್ತಕ

15. ಅರ್ಥಾತ್- ನೀವು ಅಲ್ಲಾಹನೊಡನೆ ಪ್ರಾರ್ಥಿಸದಿದ್ದರೆ, ಅವನ ದಾಸ್ಯ-ಆರಾಧನೆ ಮಾಡದಿದ್ದರೆ, ನಿಮ್ಮ ಅವಶ್ಯಕತೆಗಳ ವೇಳೆ ನೆರವಿಗಾಗಿ ಅವನೊಡನೆ ಮೊರೆಯಿಡದಿದ್ದರೆ ಅಲ್ಲಾಹನ ಬಳಿ ನಿಮಗೆ ಯಾವ ಬೆಲೆಯೂ ಇರಲಾರದು. ಅವನು ನಿಮ್ಮನ್ನು ಎಳ್ಳಷ್ಟು ಲೆಕ್ಕಿಸಲಾರನು. ಸೃಷ್ಟಿ ಎಂಬ ನೆಲೆಯಲ್ಲಿ ನಿಮ್ಮ ಮತ್ತು ಕಲ್ಪಗಳ ನಡುವೆ ಯಾವ ವ್ಯತ್ಯಾಸವೂ ಇರಲಾರದು. ಅಲ್ಲಾಹನಿಗೆ ನಿಮ್ಮಿಂದ ಯಾವ ನಿರೀಕ್ಷೆಯೂ ಇಲ್ಲ. ನೀವು ದಾಸ್ಯ-ಆರಾಧನೆ ಮಾಡದಿದ್ದರೆ ಅವನ ಯಾವ ಕೆಲಸವೂ ಸ್ವಗಿತಗೊಳ್ಳುವುದಿಲ್ಲ. ಅವನ ಮುಂದೆ ಕೈಯೊಡ್ಡುವುದು ಮತ್ತು ಅವನಿಂದ ಪ್ರಾರ್ಥಿಸುವುದೇ ನಿಮ್ಮಡೆಗೆ ಕರುಣಾ ದೃಷ್ಟಿ ಬೀರುವಂತೆ ಮಾಡುವ ಸಾಧನಗಳಾಗಿವೆ. ನೀವು ಹಾಗೆ ಮಾಡದಿದ್ದರೆ ಕಸ ಕಡ್ಡಿಗಳಂತೆ ತಿರಸ್ಕರಿಸಲ್ಪಡುವಿರಿ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ತಾ ಸೀನ್ ಮೊಮ್.
2. ಇವು ಸುಸ್ಪಷ್ಟ ಗ್ರಂಥದ ಸೂಕ್ತಗಳಾಗಿವೆ.¹
3. ಸಂದೇಶವಾಹಕರೇ, ಇವರು ಸತ್ಯವಿಶ್ವಾಸವನ್ನು ಸ್ವೀಕರಿಸುವುದಿಲ್ಲವೆಂಬ ವ್ಯಥೆಯಿಂದ ಪ್ರಾಯಶಃ ನೀವು ನಿಮ್ಮ ಜೀವವನ್ನೇ ಸೊರಗಿಸಿಕೊಳ್ಳುವಿರಿ.
4. ನಾವಿಚ್ಛಿಸಿದರೆ ಇವರ ಕೊರಳುಗಳನ್ನು ಬಾಗಿಸಿ ಬಿಡುವಂತಹ ನಿದರ್ಶನವನ್ನು ಆಕಾಶದಿಂದ ಇಳಿಸಬಲ್ಲೆವು.²
5. ಇವರ ಬಳಿಗೆ ರಹ್ಮಾನನ ಕಡೆಯಿಂದ ಬರುವ ಪ್ರತಿಯೊಂದು ಹೊಸ ಉಪದೇಶದಿಂದ ಇವರು ವಿಮುಖರಾಗುತ್ತಾರೆ.
6. ಈಗ ಇವರು ಸುಳ್ಳಾಗಿಸಿ ಬಿಟ್ಟಿರುವುದರಿಂದ, ಯಾವುದನ್ನಿವರು ಅಪಹಾಸ್ಯ ಮಾಡುತ್ತಿರುವರೋ ಅದರ ವಾಸ್ತವಿಕತೆಯು ಇವರಿಗೆ ಸದ್ಯವೇ (ನಾನಾ ರೂಪಗಳಲ್ಲಿ) ತಿಳಿದು ಬರಲಿದೆ.

طسّم

تِلْكَ آيَاتُ الْكِتَابِ الْمُبِينِ

لَعَلَّكَ بَاخِعٌ نَفْسَكَ أَلَّا يَكُونُوا
مُؤْمِنِينَ

إِنْ نَشَأْ نُزِّلْ عَلَيْهِمْ مِنَ السَّمَاءِ
آيَةً فَظَلَّتْ أَعْيُنُهُمْ لَهَا خُضُعِينَ

وَمَا يَأْتِيهِمْ مِنْ ذِكْرِ مِنَ الرَّحْمَنِ
مُحَدِّثٍ إِلَّا كَانُوا عَنْهُ مُعْرِضِينَ

فَقَدْ كَذَّبُوا فَسَيَأْتِيهِمْ أَنْبَاءٌ
مَا كَانُوا بِهَا يَسْتَهْزِئُونَ

1. ಅರ್ಥಾತ್- ತನ್ನ ಇಂಗಿತವನ್ನು ಅತ್ಯಂತ ಸ್ಪಷ್ಟವಾಗಿ ವಿವರಿಸುವ ಗ್ರಂಥದ ಸೂಕ್ತಗಳು. ಅದನ್ನು ಓದುವ ಅಥವಾ ಕೇಳುವ ಪ್ರತಿಯೊಬ್ಬ ವ್ಯಕ್ತಿಗೂ ಅದು ಯಾವುದರ ಕಡೆಗೆ ಕರೆಯುತ್ತದೆ, ಯಾವುದರಿಂದ ತಡೆಯುತ್ತದೆ, ಯಾವುದನ್ನು ಸತ್ಯವೆಂದು ಸಾರುತ್ತದೆ ಹಾಗೂ ಯಾವುದನ್ನು ಮಿಥ್ಯವೆನ್ನುತ್ತದೆ ಎಂದು ತಿಳಿಯುತ್ತದೆ. ಅದನ್ನು ನಂಬುವುದು ಅಥವಾ ನಂಬದಿರುವುದು ಬೇರೆ ವಿಷಯ. ಆದರೆ ಅದರ ಬೋಧನೆ ತಿಳಿಯಲಿಲ್ಲ ಅಥವಾ ಅದು ಯಾವ ವಿಷಯವನ್ನು ಅಂಗೀಕರಿಸುವ ಮತ್ತು ಯಾವುದನ್ನು ಬಿಟ್ಟುಬಿಡುವ ಕರೆ ಕೊಡುತ್ತದೆ ಎಂದು ವ್ಯಕ್ತವಾಗಲಿಲ್ಲ ಎಂಬ ನೆಪವನ್ನು ಯಾವ ವ್ಯಕ್ತಿಯೂ ಮುಂದಿಡುವಂತಿಲ್ಲ.
2. ಅರ್ಥಾತ್- ಸಮಸ್ತ ಸತ್ಯನಿಷೇಧಿಗಳು ಸತ್ಯವಿಶ್ವಾಸ ಮತ್ತು ಅನುಸರಣೆಯ ಧೋರಣೆ ಕೈಗೊಳ್ಳಲು ನಿರ್ಬಂಧಿತರಾಗಿ ಬಿಡುವಂತಹ ದೃಷ್ಟಾಂತವನ್ನು ಇಳಿಸಿ ಬಿಡುವುದು ಅಲ್ಲಾಹನ ಪಾಲಿಗೆ ತ್ರಾಸದಾಯಕವೇನಲ್ಲ. ಆದರೆ ಅವನು ಹಾಗೆ ಮಾಡುವುದಿಲ್ಲ. ಅದಕ್ಕೆ ಕಾರಣ ಅವನಿಗದರ ಸಾಮರ್ಥ್ಯವಿಲ್ಲವೆಂಬುದಲ್ಲ. ಬದಲಾಗಿ ಯಾರೂ ಒತ್ತಾಯಪೂರ್ವಕ ವಿಶ್ವಾಸ ಸ್ವೀಕರಿಸುವ ಅಗತ್ಯ ಅವನಿಗಿಲ್ಲ ಎಂಬುದು ಮಾತ್ರವಾಗಿದೆ.

7. ನಾವು ಎಷ್ಟೊಂದು ಅಧಿಕ ಪ್ರಮಾಣದಲ್ಲಿ ಎಲ್ಲ ವಿಧದ ಅತ್ಯುತ್ತಮ ಸಸ್ಯಗಳನ್ನು ಸೃಷ್ಟಿಸಿದ್ದೇವೆ ಎಂಬುದನ್ನು ಇವರು ಭೂಮಿಯಲ್ಲಿ ಎಂದಾದರೂ ಕಂಡಿಲ್ಲವೇ?

أَوَلَمْ يَرَوْا إِلَى الْأَرْضِ كَمَا أَنْبَأْنَا فِيهَا مِنْ كَثْرٍ مِّنْ نَّوْعٍ مِّنْ كَرِيمٍ ⑩

8. ನಿಶ್ಚಯವಾಗಿಯೂ ಇದರಲ್ಲೊಂದು ನಿರ್ದರ್ಶನವಿದೆ.³ ಆದರೆ ಇವರಲ್ಲಿ ಹೆಚ್ಚಿನವರು ವಿಶ್ವಾಸವಿರಿಸುವವರಲ್ಲ.

إِنَّ فِي ذَلِكَ لَآيَةً ط وَمَا كَانَ أَكْثَرُهُمْ مُّؤْمِنِينَ ⑪

9. ವಾಸ್ತವದಲ್ಲಿ ನಿಮ್ಮ ಪ್ರಭು ಪ್ರಬಲನೂ ಕರುಣಾನಿಧಿಯೂ ಆಗಿರುವನು.⁴

وَإِنَّ رَبَّكَ لَهُوَ الْعَزِيزُ الرَّحِيمُ ⑫

10. ನಿನ್ನ ಪ್ರಭು ಮೂಸಾರನ್ನು ಕೂಗಿ ಕರೆದು, "ಅಕ್ಕಮಿ ಜನಾಂಗದ ಕಡೆಗೆ ಹೋಗು-

وَإِذْ نَادَى رَبُّكَ مُوسَى أَنْ ائْتِ الْقَوْمَ الظَّالِمِينَ ⑬

11. ಫಿರಾಔನಿನ ಜನಾಂಗದ ಕಡೆಗೆ- ಅವರು ಭಯಪಡುವುದಿಲ್ಲವೇ?" ಎಂದು ಹೇಳಿದ ವೃತ್ತಾಂತವನ್ನು ಇವರಿಗೆ ತಿಳಿಸಿರಿ.

قَوْمٍ فِرْعَوْنَ ط أَلَا يَتَّقُونَ ⑭

12. ಆಗ ಅವರು, "ನನ್ನ ಪ್ರಭೂ, ಅವರು ನನ್ನನ್ನು ಸುಳ್ಳಾಗಿಸಿ ಬಿಡುವರೆಂಬ ಭಯ ನನಗಿದೆ.

قَالَ رَبِّ إِنِّي أَخَافُ أَنْ يُكَذِّبُونِ ⑮

13. ನನ್ನ ಹೃದಯ ಮುದುಡುತ್ತಿದೆ. ನನ್ನ ನಾಲಿಗೆ ಚಲಿಸುವುದಿಲ್ಲ. ನೀನು ಹಾರೂನರ ಬಳಿಗೆ ಸಂದೇಶವಾಹಕತ್ವವನ್ನು ಕಳುಹಿಸು.

وَيَضِيقُ صَدْرِي وَلَا يَنْظُرُنِي لِسَانِي فَأَرْسِلْ إِلَى هَارُونَ ⑯

14. ಅವರ ಬಳಿ ನನ್ನ ಮೇಲೆ ಒಂದು ಅಪರಾಧದ ಆರೋಪವೂ ಇದೆ. ಆದುದರಿಂದ ಅವರು ನನ್ನನ್ನು ವಧಿಸಿ ಬಿಡುವರೆಂದು ನಾನು ಹೆದರುತ್ತೇನೆ" ಎಂದು ಭಿನ್ನವಿಸಿದರು.

وَلَهُمْ عَلَى ذَنْبٍ فَأَخَافُ أَنْ يَقْتُلُونِ ⑰

15. ಆಗ ಅಲ್ಲಾಹನು, "ಖಂಡಿತ ಇಲ್ಲ, ನೀವಿಬ್ಬರೂ ನಮ್ಮ ನಿರ್ದರ್ಶನಗಳನ್ನು ತೆಗೆದುಕೊಂಡು ಹೋಗಿರಿ. ನಾವು ನಿಮ್ಮೊಂದಿಗಿದ್ದು ಎಲ್ಲವನ್ನೂ ಆಲಿಸುತ್ತಿರುವೆವು.

قَالَ كَلَّا ؕ فَاذْهَبَا بِآيَاتِنَا إِنَّا مَعَكُمْ مُّسْتَبْعُونَ ⑱

3. ಅರ್ಥಾತ್- ಸತ್ಯಶೋಧನೆಗಾಗಿ ಯಾರಾದರೂ ದೃಷ್ಟಾಂತವನ್ನೇ ನೋಡಬೇಕಿದ್ದರೆ ಅದಕ್ಕಾಗಿ ಅವನು ದೂರ ಹೋಗಬೇಕಾಗಿಲ್ಲ. ಅವನು ಕಣ್ತೆರೆದು ಭೂಮಿಯ ಸಸ್ಯಶ್ಯಾಮಲತೆಯನ್ನೊಮ್ಮೆ ನೋಡಲಿ. ನಿಸರ್ಗ ವ್ಯವಸ್ಥೆಯ ಬಗ್ಗೆ ಪ್ರವಾದಿಗಳು ಸಮರ್ಪಿಸುವ ಏಕದೇವತ್ವದ ವಾಸ್ತವಿಕತೆ ಸರಿಯೋ ಅಥವಾ ಬಹುದೇವಾರಾಧಕರು ಹಾಗೂ ದೇವಧಿಕ್ಕಾರಿಗಳು ವಿವರಿಸುವ ಸಿದ್ಧಾಂತಗಳೋ ಎಂದು ಅವರಿಗೆ ತಿಳಿದು ಬರುವುದು.

4. ಅರ್ಥಾತ್- ಅವನು ಎಷ್ಟು ಸಮರ್ಥನೆಂದರೆ ಯಾರನ್ನಾದರೂ ಶಿಕ್ಷಿಸಬಯಸಿದರೆ ಕ್ಷಣಾರ್ಧದಲ್ಲಿ ನಾಶಗೊಳಿಸಿ ಬಿಡುವನು. ಆದರೂ ಶಿಕ್ಷೆಯನ್ನು ಶೀಘ್ರ ಕೊಡದಿರುವುದು ಅವನ ಕರುಣೆಯ ಫಲವೇ ಆಗಿದೆ. ವರ್ಷಗಟ್ಟಲೆ ಅಥವಾ ಶತಮಾನಗಳ ಕಾಲ ಅವನು ಸಡಿಲು ಧೋರಣೆ ಕೈಗೊಳ್ಳುತ್ತಾನೆ. ಯೋಚಿಸಲು, ತಿಳಿದುಕೊಳ್ಳಲು ಮತ್ತು ಸುಧಾರಿಸಿಕೊಳ್ಳಲು ಅವನು ಕಾಲಾವಕಾಶ ನೀಡುತ್ತಾನೆ. ಅನೇಕ ವರ್ಷಗಳ ಆಚ್ಛೋಲ್ಲಂಘನೆಯನ್ನು ಒಂದು ಕ್ಷಮಾಯಾಚನೆಯ ಪ್ರತಿಯಾಗಿ ಕ್ಷಮಿಸಿ ಬಿಡಲು ಅವನು ಸಿದ್ಧನಿರುತ್ತಾನೆ.

16-17. ಫಿರ್ಘಿನನ ಬಳಿಗೆ ಹೋಗಿರಿ ಮತ್ತು - ನೀನು ಬನೀಇಸ್ರಾಕೀಲರನ್ನು ನಮ್ಮ ಜೊತೆ ಕಳುಹಿಸಬೇಕೆಂದು ಸರ್ವಲೋಕಗಳ ಪ್ರಭು ನಮ್ಮನ್ನು ರವಾನಿಸಿದ್ದಾನೆ- ಎಂದು ಅವನೊಡನೆ ಹೇಳಿರಿ" ಎಂದನು.

قَاتِيَا فِرْعَوْنَ فَقُولَا إِنَّا رَسُولُ
رَبِّ الْعَالَمِينَ ﴿١٦﴾
أَنْ أَرْسِلْ مَعَنَا بَنِي إِسْرَائِيلَ ﴿١٧﴾

18. ಫಿರ್ಘಿನನು, "ನಾವು ನಿನ್ನನ್ನು ನಮ್ಮಲ್ಲಿ ಮಗುವಿನಂತೆ ಸಾಕಿರಲಿಲ್ಲವೇ? ನೀನು ನಿನ್ನ ಜೀವಮಾನದ ಅನೇಕ ವರ್ಷಗಳನ್ನು ನಮ್ಮಲ್ಲಿ ಕಳೆದಿರುವೆ.

قَالَ أَلَمْ نُرَبِّكَ فِيْنَا وَلِيْدًا
وَلَبِثْتَ فِيْنَا مِنْ عُمُرِكَ سِنِيْنَ ﴿١٨﴾

19. ಅನಂತರ ನೀನು ಏನು ಮಾಡಿದೆಯೋ ಅದನ್ನು ಮಾಡಿದೆ. ನೀನು ಮಹಾ ಕೃತಘ್ನನಾಗಿರುವೆ" ಎಂದನು.

وَفَعَلْتَ فَعَلْتَكِ الْتِيْ فَعَلْتَ وَأَنْتَ
مِنَ الْكٰفِرِيْنَ ﴿١٩﴾

20. ಆಗ ಮೂಸಾ, "ನಾನು ಆಗ ಆ ಕೃತ್ಯವನ್ನು ಗೊತ್ತಿಲ್ಲದೆ ಮಾಡಿಬಿಟ್ಟಿದ್ದೆ.

قَالَ فَعَلْتَهَا إِذْ أَاْنَا مِنَ الْغٰلِيِيْنَ ﴿٢٠﴾

21. ಅನಂತರ ನಾನು ನಿಮಗೆ ಹೆದರಿ ಓಡಿ ಹೋದೆ. ಆ ಬಳಿಕ ನನ್ನ ಪ್ರಭು ನನಗೆ ನಿರ್ದೇಶನವನ್ನು ದಯಪಾಲಿಸಿದನು ಮತ್ತು ನನ್ನನ್ನು ಸಂದೇಶವಾಹಕರಲ್ಲಿ ಸೇರಿಸಿಕೊಂಡನು.

فَفَرَرْتُ مِنْكُمْ لَمَّا خِفْتُمْكُمْ فَوَهَبْ لِيْ
رَبِّيْ حُلْمًا وَجَعَلْنِيْ مِنَ الْمُرْسَلِيْنَ ﴿٢١﴾

22. ಇನ್ನು ನೀನು ನನ್ನ ಮೇಲೆ ಉಪಕಾರ ಭಾರವನ್ನಿರಿಸುತ್ತಿರುವ ವಿಷಯ. ಅದರ ವಾಸ್ತವಿಕತೆಯೇನೆಂದರೆ, ನೀನು ಬನೀಇಸ್ರಾಕೀಲರನ್ನು ಗುಲಾಮರನ್ನಾಗಿ ಮಾಡಿಕೊಂಡಿದ್ದೆ" ಎಂದು ಉತ್ತರಿಸಿದರು.⁵

وَتِلْكَ نِعْمَةٌ تَمَّتْهَا عَلَيَّ أَنْ عَبَّدتَّ
بَنِي إِسْرَائِيْلَ ﴿٢٢﴾

23. ಆಗ ಫಿರ್ಘಿನನು, "ಈ ಸರ್ವಲೋಕಗಳ ಪ್ರಭು ಎಂದರೇನು?" ಎಂದು ಕೇಳಿದನು.

قَالَ فِرْعَوْنُ وَمَا رَبُّ الْعٰلَمِيْنَ ﴿٢٣﴾

24. (ಆಗ) ಮೂಸಾ, "ಭೂಮಿ - ಆಕಾಶಗಳ ಪ್ರಭು ಮತ್ತು ಭೂಮಿ - ಆಕಾಶಗಳ ನಡುವೆ ಇರುವ ಸಕಲ ವಸ್ತುಗಳ ಪ್ರಭು - ನೀವು ದೃಢ ವಿಶ್ವಾಸವಿರುವವರಾಗಿದ್ದರೆ" - ಎಂದು ಹೇಳಿದರು.

قَالَ رَبُّ السَّمٰوٰتِ وَ الْاَرْضِ وَمَا
بَيْنَهُمَا اِنْ كُنْتُمْ مُّؤْمِنِيْنَ ﴿٢٤﴾

25. ಫಿರ್ಘಿನನು ತನ್ನ ಸುತ್ತಮುತ್ತಲಿದ್ದ ಜನರೊಡನೆ, 'ಕೇಳಿದಿರಾ?' ಎಂದನು.

قَالَ لِيْنِ حَوْلِكَ اَلَا تَسْتَعْمُوْنَ ﴿٢٥﴾

5. ನೀನು ಬನೀಇಸ್ರಾಕೀಲರ ಮೇಲೆ ಅಕ್ರಮವೆಸಗದೆ ಹೋಗಿದ್ದರೆ ನಾನು ನಿನ್ನ ಮನೆಯಲ್ಲಿ ಬೆಳೆಯುವ ಪ್ರಮೇಯವೇ ಎದುರಾಗುತ್ತಿರಲಿಲ್ಲ. ನಿನ್ನ ಅಕ್ರಮಗಳಿಂದಾಗಿಯೇ ನನ್ನ ತಾಯಿಯು ನನ್ನನ್ನು ಬುಟ್ಟಿಯಲ್ಲಿ ಮಲಗಿಸಿ ನದಿಯಲ್ಲಿ ತೇಲಿಸಿ ಬಿಟ್ಟಿದ್ದಳು. ಅನ್ಯಥಾ ನನ್ನ ಪೋಷಣೆಗೆ ತನ್ನ ಮನೆಯೇ ಇರಲಿಲ್ಲವೇ? ಆದ್ದರಿಂದ ಪೋಷಣೆ ಮಾಡಿದ್ದಕ್ಕಾಗಿ ಉಪಕಾರ ಭಾರವಿರಿಸುವುದು ನಿನಗೆ ಶೋಭಿಸುವುದಿಲ್ಲ.

26. (ಆಗ) ಮೂಸಾ - "ನಿಮ್ಮ ಪ್ರಭುವೂ ಗತಿಸಿ ಹೋಗಿರುವ ನಿಮ್ಮ ಪೂರ್ವಿಕರ ಪ್ರಭುವೂ" ಎಂದರು. قَالَ رَبُّكُمْ وَرَبُّ آبَائِكُمُ الْأَوَّلِينَ ﴿٢٦﴾
27. ಫಿರಾ಼ನನು (ನೆರೆದಿದ್ದ ಜನರೊಡನೆ)- "ನಿಮ್ಮ ಕಡೆಗೆ ರವಾನಿಸಲ್ಪಟ್ಟಿರುವ ಈ ರಸೂಲರು ಸಂಪೂರ್ಣ ಹುಚ್ಚರಾಗಿರುವಂತೆ ತೋರುತ್ತದೆ" ಎಂದನು. قَالَ إِنَّ رَسُولَكُمْ الَّذِي أُرْسِلَ إِلَيْكُمْ لَمَجْنُونٌ ﴿٢٧﴾
28. (ಆಗ) ಮೂಸಾ, "ಪೂರ್ವ ಪಶ್ಚಿಮ ಮತ್ತು ಅವೆರಡರ ನಡುವೆ ಇರುವ ಎಲ್ಲವುಗಳ ಪ್ರಭು- ನೀವು ಒಂದಿಷ್ಟು ಬುದ್ಧಿಯುಳ್ಳವರಾಗಿದ್ದರೆ!" ಎಂದರು. قَالَ رَبُّ الْمَشْرِقِ وَالْمَغْرِبِ وَمَا بَيْنَهُمَا إِنْ كُنْتُمْ تَعْقِلُونَ ﴿٢٨﴾
29. ಆಗ ಫಿರಾ಼ನನು, "ನೀನು ನನ್ನ ಹೊರತು ಇತರ ಯಾರನ್ನಾದರೂ ಆರಾಧ್ಯನಾಗಿ ಒಪ್ಪಿ ಕೊಂಡರೆ ನಿನ್ನನ್ನೂ ಸೆರೆಮನೆಗಳಲ್ಲಿ ಕೊಳೆಯುತ್ತಿರುವವರೊಂದಿಗೆ ಸೇರಿಸಿ ಬಿಡುವೆನು" ಎಂದು ಹೇಳಿದನು. قَالَ لَئِن اتَّخَذْتَ إِلَهًا غَيْرِي لَكَجَعَلَنكَ مِنَ الْمَسْجُورِينَ ﴿٢٩﴾
30. ಆಗ ಮೂಸಾ, "ನಾನು ನಿನ್ನ ಮುಂದೆ ಒಂದು ಸುಸ್ಪಷ್ಟವಸ್ತುವನ್ನು ತಂದರೋ?" ಎಂದು ಕೇಳಿದರು. قَالَ أَوْ لَوْ جِئْتِكَ بِشَيْءٍ مُّبِينٍ ﴿٣٠﴾
31. ಆಗ ಫಿರಾ಼ನನು, "ಸರಿ, ನೀನು ಸತ್ಯವಾದಿಯಾಗಿದ್ದರೆ ಅದನ್ನು ಮುಂದೆ ತಾ" ಎಂದನು. قَالَ فَآتِ بِهَا إِنْ كُنْتَ مِنَ الصَّادِقِينَ ﴿٣١﴾
32. (ಅವನ ಬಾಯಿಯಿಂದ ಈ ಮಾತು ಹೊರ ಬಿದ್ದೊಡನೆ) ಮೂಸಾ ತಮ್ಮ ಲಾಲಿಯನ್ನು ಎಸೆದರು ಮತ್ತು ಅದು ಹಠಾತ್ತನೆ ಒಂದು ಪ್ರತ್ಯಕ್ಷ ಹೆಬ್ಬಾವಾಗಿತ್ತು. قَالَ لَقَدْ أَنبَأْتُكُمْ بِاللَّغْوِ فَأَنبَأْتُكُمْ بِشَيْءٍ مُّبِينٍ ﴿٣٢﴾
33. ತರುವಾಯ ಅವರು ತಮ್ಮ ಹಸ್ತವನ್ನು (ಬಗಲಿನಿಂದ) ಹೊರಕ್ಕೆಳೆದರು ಮತ್ತು ಅದು ಪ್ರೇಕ್ಷಕರ ಮುಂದೆ ಪ್ರಜ್ವಲಿಸುತ್ತಿತ್ತು. وَنَزَعْنَا يَدَآءِ إِذْ أَهَىٰ بِيضًا لِلنَّظِيرِينَ ﴿٣٣﴾
34. ಫಿರಾ಼ನನು ತನ್ನ ಸುತ್ತಮುತ್ತಲಿದ್ದ ಸರದಾರರೊಡನೆ, "ಈತನು ಖಂಡಿತವಾಗಿಯೂ ಒಬ್ಬ ನುರಿತ ಜಾದುಗಾರ. قَالَ لِلْمَلَآئِكَةِ إِنَّ هَذَا السَّجْرُ عَلِيمٌ ﴿٣٤﴾
35. ತನ್ನ ಜಾದುವಿನ ಬಲದಿಂದ ನಿಮ್ಮನ್ನು ನಿಮ್ಮ ದೇಶದಿಂದ يُرِيدُ أَنْ يُخْرِجَكُمْ مِنْ أَرْضِكُمْ

6. ಹ.ಮೂಸಾ(ಅ) ತಮ್ಮ ಬಗಲಿನಿಂದ ಕೈಯನ್ನು ಹೊರತೆಗೆದ ತಕ್ಷಣ ಹಠಾತ್ತನೆ ಸಮಸ್ತ ವಾತಾವರಣ ಪ್ರಜ್ವಲಿಸಿತು. ಸೂರ್ಯ ಮೂಡಿ ಬಂತೇ ಎಂದು ಭಾಸವಾಯಿತು.

43. (ಆಗ) ಮೂಸಾ, "ನೀವು ಎಸೆಯ ಬೇಕಾದುದನ್ನು ಎಸೆಯಿರಿ" ಎಂದರು.

قَالَ لَهُمْ مُوسَى الْقَوْمَا مَا أَنْتُمْ مُلْفُونَ ﴿٤٣﴾

44. ಅವರು ತಕ್ಷಣ ತಮ್ಮ ಹಗ್ಗಗಳನ್ನೂ ಲಾಠಿಗಳನ್ನೂ ಎಸೆದರು ಮತ್ತು "ಫಿರಾಔನನ ಪ್ರತಾಪದಿಂದ ನಾವೇ ವಿಜಯಿಗಳಾಗುವೆವು" ಎಂದು ಉದ್ಗರಿಸಿದರು.

فَالْقَوْمَا جَابَهُمْ وَعَصِيَّهُمْ وَقَالُوا بَعْرَةَ
فِرْعَوْنَ إِنَّا لَنَحْنُ الْغَالِبُونَ ﴿٤٤﴾

45. ತರುವಾಯ ಮೂಸಾ ತಮ್ಮ ಲಾಠಿಯನ್ನು ಎಸೆದಾಗ ಹಠಾತ್ತನೆ ಅದು ಅವರ ಮಿಥ್ಯ ಚಮತ್ಕಾರಗಳನ್ನು ನುಂಗುತ್ತಾ ಸಾಗುತ್ತಿತ್ತು.

فَاتَّقَى مُوسَى عَصَاهُ فَإِذَا هِيَ تَلْقَفُ
مَا يَأْفِكُونَ ﴿٤٥﴾

46. ಆಗ ಎಲ್ಲ ಜಾದುಗಾರರು ತಾವಾಗಿಯೇ ಸಾಷ್ಟಾಂಗವೆರೆಗಿಬಿಟ್ಟರು-

فَاتَّقَى السَّحْرَةُ سَجِدِينَ ﴿٤٦﴾

47. ಮತ್ತು ಹೀಗೆ ಹೇಳಿದರು, "ನಾವು ನಂಬಿದೆವು- ಸರ್ವಲೋಕಗಳ ಪಾಲಕ ಪ್ರಭುವನ್ನು,

قَالُوا امَّا رَبِّ الْعَالَمِينَ ﴿٤٧﴾

48. ಮೂಸಾ ಮತ್ತು ಹಾರೂನರ ಪ್ರಭುವನ್ನು."

رَبِّ مُوسَى وَهَارُونَ ﴿٤٨﴾

49. ಆಗ ಫಿರಾಔನನು, "ನಾನು ನಿಮಗೆ ಅನುಮತಿ ಕೊಡುವುದಕ್ಕೆ ಮುಂಚೆ ನೀವು ಮೂಸಾನ ಮಾತನ್ನು ನಂಬಿದಿರಾ? ಖಂಡಿತ ವಾಗಿಯೂ ಇವನು ನಿಮಗೆ ಜಾದುಗಾರಿಕೆಯನ್ನು ಕಲಿಸಿದ ನಿಮ್ಮ ಹಿರಿಯನಾಗಿದ್ದಾನೆ. ಸರಿ ನಿಮಗೆ ಈಗಲೇ ತಿಳಿಯಲಿದೆ. ನಾನು ನಿಮ್ಮ ಕೈ ಕಾಲುಗಳನ್ನು ವಿರುದ್ಧ ದಿಕ್ಕುಗಳಿಂದ ಕಡಿಸುವೆನು ಮತ್ತು ನಿಮ್ಮೆಲ್ಲರನ್ನೂ ಶಿಲುಬೆಗೇರಿಸಿ ಬಿಡುವೆನು" ಎಂದನು.

قَالَ امْتُمْ لَهُ قَبْلَ أَنْ اذِنَ لَكُمْ
إِنَّهُ لَكَبِيرُكُمْ الَّذِي عَلَّمَكُمُ السِّحْرَ
فَلَسَوْنَ تَعْلَمُونَ هُ لَا قِطْعَانَ
أَيْدِيكُمْ وَأَمْرُجَلِكُمْ مِنْ خِلَافٍ
وَأَوْصَلِبَّكُمْ أَجْمَعِينَ ﴿٤٩﴾

50. ಅದಕ್ಕೆ ಅವರು ಹೀಗೆ ಉತ್ತರಿಸಿದರು, "ಪರವಾಗಿಲ್ಲ. ನಾವು ನಮ್ಮ ಪ್ರಭುವಿನ ಸನ್ನಿಧಿಗೆ ತಲುಪಿ ಬಿಡುವೆವು.

قَالُوا إِلَّا ضَيْرُ إِنَّا إِلَى رَبِّنَا مُنْقَلِبُونَ ﴿٥٠﴾

51. ನಮ್ಮ ಪ್ರಭು ಪಾಪಗಳನ್ನು ಕ್ಷಮಿಸಿ ಬಿಡುವನೆಂದು ನಮಗೆ ನಿರೀಕ್ಷೆ ಇದೆ. ಏಕೆಂದರೆ ನಾವು ಎಲ್ಲರಿಗಿಂತಲೂ ಮೊದಲು ಸತ್ಯವಿಶ್ವಾಸ ಸ್ವೀಕರಿಸಿದವರಾಗಿದ್ದೇವೆ."

إِنَّا نَطْمَعُ أَنْ يَغْفِرَ لَنَا رَبُّنَا خَطِيئَاتِنَا
أَنَّ كُنَّا أَوَّلَ الْمُؤْمِنِينَ ﴿٥١﴾

52. "ನನ್ನ ದಾಸರನ್ನು ಕರೆದುಕೊಂಡು ರಾತೋರಾತ್ರಿ ಹೊರಟು ಹೋಗಿರಿ. ನಿಮ್ಮನ್ನು ಬೆನ್ನಟ್ಟಲಾಗುವುದು" ಎಂದು ನಾವು ಮೂಸಾರಿಗೆ 'ದಿವ್ಯಬೋಧನೆ' ಕಳುಹಿಸಿದೆವು.'

وَأَوْحَيْنَا إِلَى مُوسَى أَنْ أَسْرِ بِعِبَادِي
إِنَّكُمْ مُتَّبَعُونَ ﴿٥٢﴾

9. ಇದೀಗ ದೀರ್ಘಕಾಲಿಕ ವೃತ್ತಾಂತವನ್ನು ಬಿಟ್ಟು ಹ.ಮೂಸಾರಿಗೆ(ಅ) ಈಜಿಪ್ಟಿನಿಂದ ವಲಸೆ ಹೋಗುವ ಆದೇಶ ಕೊಡಲಾದ ಸಂದರ್ಭದ ಕುರಿತು ಪ್ರಸ್ತಾಪಿಸಲಾಗುತ್ತಿದೆ.

53. ಆಗ ಫಿರಾ಼ನನು (ಸೇನೆಗಳನ್ನು ಸಜ್ಜುಗೊಳಿಸಲಿಕ್ಕಾಗಿ) ರಾಜಘೋಷಕರನ್ನು ನಗರಗಳಿಗೆ (ಹೀಗೆ ಹೇಳಿ) ಕಳುಹಿಸಿದನು-
 قَاَرْسَلَ فِرْعَوْنُ فِي الْمَدَائِنِ حَاشِرِينَ ۝٥٣
54. "ಇವರು ಕೇವಲ ಬೆರಳೆಣಿಕೆಯಲ್ಲಿದ್ದಾರೆ-
 إِنَّ هَؤُلَاءِ لَشُرُومَةٌ قَلِيلُونَ ۝٥٤
55. ಮತ್ತು ಇವರು ನನ್ನನ್ನು ಬಹಳ ಕುಪಿತಗೊಳಿಸಿದ್ದಾರೆ-
 وَإِنَّهُمْ لَنَا لَغَائِطُونَ ۝٥٥
56. ನಾವು ಸದಾ ಜಾಗೃತರಾಗಿರುವಂತಹ ಸಮೂಹವಾಗಿದ್ದೇವೆ."
 وَإِنَّا لَجَمِيعٌ خَادِرُونَ ۝٥٦
57. ಈ ರೀತಿಯಲ್ಲಿ ನಾವು ಅವರನ್ನು ಅವರ ಉದ್ಯಾನಗಳಿಂದಲೂ
 قَاَخْرَجْنَاهُمْ مِّنْ جَنَّاتٍ وَعُيُونٍ ۝٥٧
58. ಖಜಾನೆಗಳಿಂದಲೂ ಅತ್ಯುತ್ತಮ ನಿವಾಸಗಳಿಂದಲೂ ಹೊರ
 وَكُنُوزٍ وَمَقَامٍ كَرِيمٍ ۝٥٨
59. ಇದು ಅವರ ಮೇಲೆ ಗತಿಸಿದುದಾಯಿತು. (ಇನ್ನೊಂದು ಕಡೆ)
 كَذَلِكَ وَأَوْرَثْنَاهَا بَنِي إِسْرَائِيلَ ۝٥٩
60. ಬೆಳಗಾಗುತ್ತಲೇ ಇವರು, ಅವರನ್ನು ಬೆನ್ನಟ್ಟಿ ಹೋದರು.
 قَاَتَّبَعُوهُمْ مُّشْرِقِينَ ۝٦٠
61. ಎರಡು ಸಮೂಹಗಳು ಎದುರಾದಾಗ ಮೂಸಾರ ಸಂಗಾತಿಗಳು,
 فَلَمَّا تَرَاءَ الْجَمْعَيْنِ قَالَ اصْحَبِ
 مُوسَى إِنَّا لَمُدْرِكُوكُمُ ۝٦١
62. ಆಗ ಮೂಸಾ, "ಖಂಡಿತ ಇಲ್ಲ. ನನ್ನ ಸಂಗಡ ನನ್ನ ಪ್ರಭು
 قَاَالَ كَلَّا إِنَّ مَعِيَ رَبِّي سَيَهْدِينِ ۝٦٢
63. ನಾವು ಮೂಸಾರಿಗೆ 'ದಿವ್ಯವಾಣಿ' ಮೂಲಕ, "ನಿಮ್ಮ ಲಾಠಿಯನ್ನು
 قَاَوْحَيْنَا إِلَىٰ مُوسَىٰ أَنْ اصْرِبْ بِعَصَاكَ
 الْبَحْرَ قَاَتَفَلَّتْ فَكَانَ كُلُّ فِرْقٍ
 كَالظُّورِ الْعَظِيمِ ۝٦٣
64. ನಾವು ಅಲ್ಲೇ ಇನ್ನೊಂದು ಸಮೂಹವನ್ನು ಸಮೀಪಕ್ಕೆ ತಂದೆವು.
 وَأَنْزَلْنَا نَمْرَ الْآخِرِينَ ۝٦٤
65. ಮೂಸಾ ಮತ್ತು ಅವರ ಜೊತೆಗಿದ್ದವರೆಲ್ಲರನ್ನೂ ನಾವು ರಕ್ಷಿಸಿದೆವು.
 وَأَنْجَيْنَا مُوسَىٰ وَمَنْ مَّعَهُ أَجْمَعِينَ ۝٦٥

66. ಮತ್ತು ಇತರರನ್ನು ಮುಳುಗಿಸಿಬಿಟ್ಟೆವು.

ثُمَّ أَعْرَقْنَا الْآخَرِينَ ﴿٦٦﴾

67. ನಿಶ್ಚಯವಾಗಿಯೂ ಈ ಘಟನೆಯಲ್ಲೊಂದು ನಿದರ್ಶನವಿದೆ. ಆದರೆ ಇವರಲ್ಲಿ ಹೆಚ್ಚಿನವರು ನಂಬುವವರಲ್ಲ.

إِنَّ فِي ذَلِكَ لَآيَةً ۖ وَمَا كَانَ أَكْثَرُهُمْ مُّؤْمِنِينَ ﴿٦٧﴾

68. ನಿಶ್ಚಯವಾಗಿಯೂ ನಿಮ್ಮ ಪ್ರಭು ಮಹಾ ಪ್ರಬಲನೂ ಕರುಣಾನಿಧಿಯೂ ಆಗಿರುತ್ತಾನೆ.

وَإِنَّ رَبَّكَ لَهُوَ الْعَزِيزُ الرَّحِيمُ ﴿٦٨﴾

69. ಇವರಿಗೆ ಇಬ್ಬರಾಹೀಮರ ವೃತ್ತಾಂತವನ್ನು ತಿಳಿಸಿರಿ.

وَآتِلْ عَلَيْهِمْ نَبَأَ إِبْرَاهِيمَ ﴿٦٩﴾

70. ಅವರು ತಮ್ಮ ತಂದೆ ಮತ್ತು ಜನಾಂಗದೊಡನೆ, "ನೀವು ಇದೆಂತಹ ವಸ್ತುಗಳನ್ನು ಪೂಜಿಸುತ್ತಿರುವಿರಿ?" ಎಂದು ಕೇಳಿದಾಗ-

إِذْ قَالَ لِأَبِيهِ وَقَوْمِهِ مَا تَعْبُدُونَ ﴿٧٠﴾

71. ಅವರು, "ಇವು ಕೆಲವು ವಿಗ್ರಹಗಳು, ನಾವು ಇವುಗಳನ್ನು ಪೂಜಿಸುತ್ತೇವೆ ಮತ್ತು ಇವುಗಳ ಸೇವೆಯಲ್ಲೇ ನಿರತರಾಗಿರುತ್ತೇವೆ" ಎಂದರು.

قَالُوا تَعْبُدُونَ أَصْنَامًا تَفْظَلُ لَهَا غُكْفِينَ ﴿٧١﴾

72. ಆಗ ಇವರು ಕೇಳಿದರು, "ನೀವು ಇವುಗಳನ್ನು ಕರೆದು ಪ್ರಾರ್ಥಿಸಿದಾಗ ಇವು ಕೇಳುತ್ತವೆಯೇ?"

قَالَ هَلْ يَسْمَعُونَكُمْ إِذْ تَدْعُونَ ﴿٧٢﴾

73. ಅಥವಾ ಇವು ನಿಮಗೇನಾದರೂ ಲಾಭವನ್ನಾಗಲಿ, ಹಾನಿಯನ್ನಾಗಲಿ ಉಂಟು ಮಾಡುತ್ತವೆಯೇ?"

أَوْ يَنْفَعُونَكُمْ أَوْ يَضُرُّونَ ﴿٧٣﴾

74. ಅದಕ್ಕೆ ಅವರು, "ಇಲ್ಲ, ಆದರೆ ನಮ್ಮ ಪೂರ್ವಿಕರು ಹೀಗೆಯೇ ಮಾಡುತ್ತಿರುವುದನ್ನು ನಾವು ಕಂಡಿದ್ದೇವೆ" ಎಂದರು.

قَالُوا بَلْ وَجَدْنَا آبَاءَنَا كَذَلِكَ يَفْعَلُونَ ﴿٧٤﴾

75-76. ಆಗ ಇಬ್ಬರಾಹೀಮರು ಕೇಳಿದರು: "ನೀವು ಮತ್ತು ನಿಮ್ಮ ಪೂರ್ವಿಕರು ಪೂಜಿಸುತ್ತಾ ಬಂದಿರುವ ವಸ್ತುಗಳನ್ನು ನೀವೆಂದಾದರೂ (ಕಣ್ತೆರೆದು) ನೋಡಿದ್ದುಂಟೇ?"

قَالَ أَفَرَأَيْتُمْ مَا كُنْتُمْ تَعْبُدُونَ ﴿٧٥﴾
أَنْتُمْ وَأَبَاؤُكُمْ الْأَقْدَامُونَ ﴿٧٦﴾

77. ಇವೆಲ್ಲವೂ ನನ್ನ ಶತ್ರುಗಳು. ಸರ್ವಲೋಕಗಳ ಪಾಲಕ ಪ್ರಭು ವೊಬ್ಬನ ಹೊರತು-

فَأَنَّهُمْ عَدُوِّيَ الْإِلَهِ الْعَالَمِينَ ﴿٧٧﴾

78. ಅವನು ನನ್ನನ್ನು ಸೃಷ್ಟಿಸಿದನು ಮತ್ತು ಅವನೇ ನನಗೆ ಮಾರ್ಗದರ್ಶನ ನೀಡುತ್ತಾನೆ-

الَّذِي خَلَقَنِي فَهُوَ يَهْدِينِ ﴿٧٨﴾

79. ಅವನು ನನಗೆ ಉಣಿಸುತ್ತಾನೆ ಮತ್ತು ಕುಡಿಸುತ್ತಾನೆ- وَالَّذِي هُوَ يُطْعِمُنِي وَيَسْقِينِ ﴿٧٩﴾
80. ನಾನು ಕಾಯಿಲೆ ಬಿದ್ದಾಗ ಅವನೇ ನನ್ನನ್ನು ಗುಣ ಪಡಿಸುತ್ತಾನೆ- وَإِذَا مَرِضْتُ فَهُوَ يَشْفِينِ ﴿٨٠﴾
81. ಅವನೇ ನನಗೆ ಮರಣ ಕೊಡುವನು ಮತ್ತು ಪುನಃ ಜೀವಂತ ಗೊಳಿಸುವನು- وَالَّذِي يُدَيِّتُنِي ثُمَّ يُحْيِينِ ﴿٨١﴾
82. ಪ್ರತಿಫಲ ನೀಡಲಾಗುವ ಆ ದಿನ ಅವನು ನನ್ನ ತಪ್ಪುಗಳನ್ನು ಕ್ಷಮಿಸುವನೆಂದೂ ನಾನು ಅವನಿಂದ ನಿರೀಕ್ಷಿಸುತ್ತಿದ್ದೇನೆ" ಎಂದು ಹೇಳಿದರು. وَالَّذِي أَظْمَعُ أَنْ يَغْفِرَ لِي خَطِيئَتِي يَوْمَ الدِّينِ ﴿٨٢﴾
83. (ತರುವಾಯ ಇಬ್ನಾಹಿಮರು ಹೀಗೆ ಪ್ರಾರ್ಥಿಸಿದರು:) "ನನ್ನ ಪ್ರಭೂ, ನನಗೆ 'ನಿರ್ಧಾರ ಶಕ್ತಿ' ನೀಡು ಮತ್ತು ನನ್ನನ್ನು ಸಜ್ಜನರೊಂದಿಗೆ ಸೇರಿಸು. رَبِّ هَبْ لِي حُكْمًا وَالْحَقِّنِي بِالصَّالِحِينَ ﴿٨٣﴾
84. ಮುಂದಿನ ಪೀಳಿಗೆಗಳಲ್ಲಿ ನನಗೆ ಸತ್ಕೀರ್ತಿಯನ್ನು ದಯಪಾಲಿಸು- وَاجْعَلْ لِي لِسَانَ صِدْقٍ فِي الْآخِرِينَ ﴿٨٤﴾
85. ಮತ್ತು ಸಂಪತ್‌ಭರಿತವಾದ ಸ್ವರ್ಗದ ಉತ್ತರಾಧಿಕಾರಿಗಳಲ್ಲಿ ನನ್ನನ್ನು ಸೇರಿಸು- وَاجْعَلْنِي مِنْ وَرَثَةِ الْجَنَّةِ التَّوَّعِيمِ ﴿٨٥﴾
86. ನನ್ನ ತಂದೆಗೆ ಕ್ಷಮೆ ನೀಡು. ನಿಜಕ್ಕೂ ಅವರು ಪಥಭ್ರಷ್ಟರ ಲ್ಲಾಗಿದ್ದಾರೆ- وَاعْفُرْ لِأَبِي إِنَّهُ كَانَ مِنَ الصَّالِحِينَ ﴿٨٦﴾
87. ಎಲ್ಲರೂ ಜೀವಂತಗೊಳಿಸಿ ಎಬ್ಬಿಸಲ್ಪಡುವ ಆ ದಿನ ನನ್ನನ್ನು ಅವಮಾನಿಸದಿರು- وَلَا تُخْزِنِي يَوْمَ يُبْعَثُونَ ﴿٨٧﴾
88. ಅಂದು ಸೊತ್ತಾಗಲಿ, ಸಂತತಿಗಳಾಗಲಿ ಸ್ವಲ್ಪವೂ ಫಲಕಾರಿಯಾಗಲಾರವು, يَوْمَ لَا يَنْفَعُ مَالٌ وَلَا بَنُونَ ﴿٨٨﴾
89. ನಿಷ್ಕಳಂಕ ಹೃದಯದೊಂದಿಗೆ ಅಲ್ಲಾಹನ ಸನ್ನಿಧಿಯಲ್ಲಿ ಹಾಜರಾಗುವವನ ಹೊರತು." إِلَّا مَنْ آتَى اللَّهَ بِقَلْبٍ سَلِيمٍ ﴿٨٩﴾
90. (ಅಂದು)¹⁰ ಸ್ವರ್ಗವನ್ನು ಧರ್ಮನಿಷ್ಠರ ಬಳಿಗೆ ತರಲಾಗುವುದು. وَأُزْلِفَتِ الْجَنَّةُ لِلْمُتَّقِينَ ﴿٩٠﴾

10. ಇಲ್ಲಿಂದ 102ನೆಯ ಸೂಕ್ತದ ತನಕವಿರುವ ಉಲ್ಲೇಖ ಹ. ಇಬ್ನಾಹಿಮ್‌ರ(ಅ) ಮಾತಲ್ಲ. ಅದು ಅಲ್ಲಾಹನು ಅದಕ್ಕೆ ಸೇರಿಸಿರುವ ಹೆಚ್ಚುವರಿ ವಿಷಯಗಳಾಗಿವೆ.

91. ಮತ್ತು ನರಕವು ಪಥಭ್ರಷ್ಟರ ಮುಂದೆ ತೆರೆಯಲ್ಪಡುವುದು-

وَبُرِّيْرَاتِ الْجَحِيْمِ لِلْغَوِيْنَ ﴿٩١﴾

92-93. "ನೀವು ಅಲ್ಲಾಹನನ್ನು ಬಿಟ್ಟು ಪೂಜಿಸುತ್ತಿದ್ದವರೆಲ್ಲಾ ಈಗ ಎಲ್ಲಿದ್ದಾರೆ? ಅವರು ನಿಮಗೇನಾದರೂ ಸಹಾಯ ಮಾಡುತ್ತಿದ್ದಾರೆಯೇ? ಅಥವಾ ತಮ್ಮ ರಕ್ಷಣೆಯನ್ನಾದರೂ ಮಾಡಿಕೊಳ್ಳಬಲ್ಲರೇ?" ಎಂದು ಅವರೊಡನೆ ಕೇಳಲಾಗುವುದು.

وَقِيْلَ لَهُمْ اَيْنَمَا كُنْتُمْ تَعْبُدُوْنَ ﴿٩٢﴾
مِنْ دُوْنِ اللّٰهِ هَلْ يَنْصُرُوْنَكُمْ
اَوْ يَنْتَصِرُوْنَ ﴿٩٣﴾

94-95. ತರುವಾಯ ಆ ಆರಾಧ್ಯರೂ ಪಥಭ್ರಷ್ಟ ಜನರೂ ಇಬ್ಬರೂ ಸೇನೆಯೂ ಎಲ್ಲರೂ ಅದರೊಳಗೆ ಒಂದರ ಮೇಲೊಂದರಂತೆ ತಳ್ಳಲ್ಪಡುವರು.

فَكَبِكَبُوْا فِيْهَا هُمْ وَالْغَاوِنُ ﴿٩٤﴾
وَجُنُوْدُ اِبْلِیْسَ اَجْمَعُوْنَ ﴿٩٥﴾

96. ಅಲ್ಲಿ ಇವರೆಲ್ಲರೂ ಪರಸ್ಪರ ಜಗಳಾಡುವರು ಮತ್ತು ಈ ಪಥಭ್ರಷ್ಟ ಜನರು (ತಮ್ಮ ಆರಾಧ್ಯರೊಡನೆ ಹೀಗೆ ಹೇಳುವರು)-

قَالُوْا وَهُمْ فِيْهَا يَخْتَصِمُوْنَ ﴿٩٦﴾

97-98. "ಅಲ್ಲಾಹನಾಣೆ! ನಾವು ನಿಮಗೆ ಸರ್ವಲೋಕಗಳ ಪಾಲಕ ಪ್ರಭುವಿಗೆ ಸಮಾನವಾದ ಸ್ಥಾನ ನೀಡುತ್ತಿರುವಾಗ ಪ್ರತ್ಯಕ್ಷ ಪಥಭ್ರಷ್ಟತೆಗೊಳಗಾಗಿದ್ದೆವು.

تَاللّٰهِ اِنْ كُنَّا لَفِيْ ضَلٰلٍ مُّبِيْنٍ ﴿٩٧﴾
اِذْ سَوَّيْنٰكُمْ بِرَبِّ الْعٰلَمِيْنَ ﴿٩٨﴾

99. ನಮ್ಮನ್ನು ಈ ಪಥಭ್ರಷ್ಟತೆಗೆ ಗುರಿಪಡಿಸಿದವರು ಅಪರಾಧಿಗಳೇ ಆಗಿದ್ದರು.

وَمَا اَضَلَّنَا اِلَّا الْمُجْرِمُوْنَ ﴿٩٩﴾

100. ಈಗ ನಮಗೆ ಯಾವ ಶಿಫಾರಸುದಾರನೂ ಇಲ್ಲ,

فَمَا لَنَا مِنْ شٰفِعِيْنَ ﴿١٠٠﴾

101. ಆಪ್ತ ಸ್ನೇಹಿತನೂ ಇಲ್ಲ.

وَلَا صٰدِقِيْنَ حٰمِيْمٍ ﴿١٠١﴾

102. ಅಯ್ಯೋ! ನಮಗೆ ಭೂಲೋಕಕ್ಕೆ ಮರಳುವ ಒಂದವಕಾಶ ಸಿಕ್ಕಿಬಿಟ್ಟಿದ್ದರೆ ನಾವು ಸತ್ಯವಿಶ್ವಾಸಿಗಳಾಗುತ್ತಿದ್ದೆವು."

فَلَوْ اَنَّ لَنَا كَرَّةً فَنَكُوْنُ
مِنَ الْمُؤْمِنِيْنَ ﴿١٠٢﴾

103. ನಿಶ್ಚಯವಾಗಿಯೂ ಇದರಲ್ಲೊಂದು ದೊಡ್ಡ ನಿದರ್ಶನವಿದೆ.¹¹ ಆದರೆ ಇವರಲ್ಲಿ ಹೆಚ್ಚಿನವರು ವಿಶ್ವಾಸವಿಡುವವರಲ್ಲ.

اِنَّ فِيْ ذٰلِكَ لَاٰيَةً وَّ مَا كَانَ
اَكْثَرُهُمْ مُّؤْمِنِيْنَ ﴿١٠٣﴾

104. ನಿಜಕ್ಕೂ ನಿಮ್ಮ ಪ್ರಭು ಮಹಾ ಪ್ರಬಲನೂ ಕರುಣಾನಿಧಿಯೂ ಆಗಿರುತ್ತಾನೆ.

وَ اِنَّ رَبَّكَ لَهُوَ الْعَزِيْزُ الرَّحِيْمُ ﴿١٠٤﴾

11. ಅರ್ಥಾತ್ ಹ. ಇಬ್ಬರೊಡನೆ (ಅ) ಘಟನೆಯಲ್ಲಿ.

105. ನೂಹರ ಜನಾಂಗವು ಸಂದೇಶವಾಹಕರನ್ನು ಸುಳ್ಳಾಗಿಸಿತು.

كَذَّبَتْ قَوْمُ نُوحٍ الْمُرْسَلِينَ ۝

106. ಅವರ ಸಹೋದರ ನೂಹರು, ಅವರೊಡನೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ; "ನೀವು ಭಯ ಪಡುವುದಿಲ್ಲವೇ?

إِذْ قَالَ لَهُمْ أَخُوهُمْ نُوحٌ أَلَا تَتَّقُونَ ۝

107. ನಾನು ನಿಮ್ಮ ಪಾಲಿಗೆ ಒಬ್ಬ ಪ್ರಾಮಾಣಿಕ ಸಂದೇಶವಾಹಕನಾಗಿದ್ದೇನೆ.

إِنِّي لَكُمْ رَسُولٌ أَمِينٌ ۝

108. ಆದುದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.

فَاتَّقُوا اللَّهَ وَاطِيعُونَ ۝

109. ಈ ಕಾರ್ಯಕ್ಕಾಗಿ ನಾನು ನಿಮ್ಮಿಂದ ಯಾವ ಪ್ರತಿಫಲವನ್ನೂ ಬಯಸುವುದಿಲ್ಲ. ನನ್ನ ಪ್ರತಿಫಲವು ಸರ್ವಲೋಕಗಳ ಪಾಲಕ ಪ್ರಭುವಿನ ಬಳಿ ಇದೆ.

وَمَا أَسْأَلُكُمْ عَلَيْهِ مِنْ أَجْرٍ إِنْ أَجْرِيَ إِلَّا عَلَىٰ رَبِّ الْعَالَمِينَ ۝

110. ಆದುದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು (ನಿಸ್ಸಂಕೋಚವಾಗಿ) ನನ್ನನ್ನು ಅನುಸರಿಸಿರಿ."

فَاتَّقُوا اللَّهَ وَاطِيعُونَ ۝

111. ಅದಕ್ಕೆ ಅವರು, "ನಾನು ನಿನ್ನನ್ನು ನಂಬಬೇಕೇ? ನಿನ್ನನ್ನು ಅನುಸರಿಸುವವರಂತೂ ಅತ್ಯಂತ ನೀಚರಾಗಿದ್ದಾರೆ" ಎಂದು ಉತ್ತರಿಸಿದರು.

قَالُوا أَنْتُمْ مِنْ لَدُنْكُمْ وَإِنِ اتَّبَعْنَا لَلَّذِينَ ظَلَمُوا ۝

112. ನೂಹರು ಹೇಳಿದರು, "ಅವರ ಕರ್ಮ ಹೇಗಿದೆಯೆಂದು ನನಗೇನು ಗೊತ್ತು?

قَالَ وَمَا عَلَيَّ بِمَا كَانُوا يَعْمَلُونَ ۝

113. ಅವರ ವಿಚಾರಣೆಯ ಹೊಣೆ ನನ್ನ ಪ್ರಭುವಿನ ಮೇಲಿದೆ. ನೀವು ಒಂದಿಷ್ಟು ವಿವೇಕದಿಂದ ವರ್ತಿಸುತ್ತಿದ್ದರೆ!

إِنْ حِسَابُهُمْ إِلَّا عَلَىٰ رَبِّي لَوَ تَشْعُرُونَ ۝

114. ಸತ್ಯವಿಶ್ವಾಸ ಸ್ವೀಕರಿಸಿದವರನ್ನು ಧಿಕ್ಕರಿಸುವುದು ನನ್ನ ಕೆಲಸವಲ್ಲ.

وَمَا أَنَا بِطَارِدِ الْمُؤْمِنِينَ ۝

115. ನಾನೊಬ್ಬ ಸುಸ್ಪಷ್ಟ ಎಚ್ಚರಿಕೆ ಕೊಡುವವನು ಮಾತ್ರ."

إِن أَنَا إِلَّا نَذِيرٌ مُّبِينٌ ۝

116. ಆಗ ಅವರು, "ನೂಹ್, ನೀನು ಇದನ್ನು ತೊರೆಯದಿದ್ದರೆ ಖಂಡಿತವಾಗಿಯೂ ನೀನು ಕಲ್ಲೆಸೆದು ಕೊಲ್ಲಲ್ಪಡುವವರಲ್ಲಾಗುವೆ" ಎಂದರು.

قَالُوا لَئِنْ لَمْ تَنْتَهِ يَنْزُحًا لَتَكُونَنَّ مِنَ الْمَرْجُومِينَ ۝

117. ನೂಹರು ಪ್ರಾರ್ಥಿಸಿದರು, "ನನ್ನ ಪ್ರಭೂ, ನನ್ನ ಜನಾಂಗವು ನನ್ನನ್ನು ಸುಳ್ಳಾಗಿಸಿ ಬಿಟ್ಟಿತು. قَالَ رَبِّ إِنَّ قَوْمِي كَذَّبُونِ ﴿١١٧﴾
118. ಇನ್ನು ನನ್ನ ಮತ್ತು ಅವರ ನಡುವೆ ನಿರ್ಣಾಯಕ ತೀರ್ಮಾನ ಮಾಡಿಬಿಡು. ನನ್ನನ್ನೂ ನನ್ನೊಂದಿಗಿರುವ ಸತ್ಯವಿಶ್ವಾಸಿಗಳನ್ನೂ ರಕ್ಷಿಸು." فَأْتَتْهُمْ بَنَاتِي وَبَيْنَهُمْ فَتْحًا وَنَجَاتِي
وَمَنْ مَعِيَ مِنَ الْمُؤْمِنِينَ ﴿١١٨﴾
119. ಕೊನೆಗೆ ನಾವು ಅವರನ್ನೂ ಅವರ ಜೊತೆಗಾರರನ್ನೂ ಒಂದು ತುಂಬಿದ ನಾವೆಯಲ್ಲಿ ರಕ್ಷಿಸಿದೆವು.¹² فَأَنْجَيْنَاهُ وَمَنْ مَعَهُ فِي الْفُلِّ الْمَشْحُونِ ﴿١١٩﴾
120. ತರುವಾಯ ಉಳಿದವರನ್ನು ಮುಳುಗಿಸಿ ಬಿಟ್ಟೆವು. ثُمَّ اغْرَقْنَا بَعْدَ الْبَاقِينَ ﴿١٢٠﴾
121. ನಿಶ್ಚಯವಾಗಿಯೂ ಇದರಲ್ಲೊಂದು ನಿರ್ದರ್ಶನವಿದೆ. ಆದರೆ ಇವರಲ್ಲಿ ಹೆಚ್ಚಿನವರು ನಂಬುವವರಲ್ಲ. إِنَّ فِي ذَلِكَ لآيَةً ط وَمَا كَانَ
أَكْثَرُهُمْ مُؤْمِنِينَ ﴿١٢١﴾
122. ವಾಸ್ತವದಲ್ಲಿ ನಿಮ್ಮ ಪ್ರಭು ಮಹಾ ಪ್ರಬಲನೂ ಕರುಣಾನಿಧಿಯೂ ಆಗಿರುತ್ತಾನೆ. وَإِنَّ رَبَّكَ لَهُوَ الْعَزِيزُ الرَّحِيمُ ﴿١٢٢﴾
123. ಆದ್ (ಜನಾಂಗವು) ರಸೂಲರನ್ನು ಸುಳ್ಳಾಗಿಸಿತು. كَذَّبَتْ عَادٌ الْمُرْسَلِينَ ﴿١٢٣﴾
124. ಅವರ ಸಹೋದರ ಹೂದರು ಅವರೊಡನೆ ಹೇಳಿದ್ದ ಸಂದರ್ಭ ವನ್ನು ಸ್ಮರಿಸಿರಿ; "ನೀವೇನು ಭಯ ಪಡುವುದಿಲ್ಲವೇ? إِذْ قَالَ لَهُمْ أَخُوهُمْ هُودٌ أَلَا تَتَّقُونَ ﴿١٢٤﴾
125. ನಾನು ನಿಮ್ಮ ಪಾಲಿಗೆ ಓರ್ವ ಪ್ರಾಮಾಣಿಕ ಸಂದೇಶವಾಹಕನಾಗಿ ರುತ್ತೇನೆ- إِنِّي لَكُمْ رَسُولٌ أَمِينٌ ﴿١٢٥﴾
126. ಆದುದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ. فَاتَّقُوا اللَّهَ وَآطِعُوا رَسُولَهُ ﴿١٢٦﴾
127. ಈ ಕಾರ್ಯಕ್ಕಾಗಿ ನಾನು ನಿಮ್ಮಿಂದ ಯಾವ ಪ್ರತಿಫಲವನ್ನೂ ಬಯಸುವುದಿಲ್ಲ. ನನ್ನ ಪ್ರತಿಫಲವು ಸರ್ವಲೋಕಗಳ ಪಾಲಕ ಪ್ರಭುವಿನ ಬಳಿ ಇದೆ. وَمَا أَسْأَلُكُمْ عَلَيْهِ مِنْ أَجْرٍ إِنْ
أَجْرِي إِلَّا عَلَىٰ رَبِّ الْعَالَمِينَ ﴿١٢٧﴾
128. ಇದೇನು ನೀವು ಪ್ರತಿಯೊಂದು ಉನ್ನತ ಸ್ಥಳದಲ್ಲಿ ವೃಥಾ ಒಂದು ಸ್ಮಾರಕ ಕಟ್ಟಡವನ್ನು ಕಟ್ಟುತ್ತೀರಿ- أَتُبْنُونَ بَيْتًا رِيعًا آيَةً تَعْبَثُونَ ﴿١٢٨﴾

12. "ತುಂಬಿದ ನಾವೆ" ಎಂದರೆ ನಾವೆಯು ವಿಶ್ವಾಸವಿಟ್ಟು ಮಾನವರು ಹಾಗೂ ನಮ್ಮೊಡನೆ ಇರಿಸಲು ಸೂಚಿಸಲಾಗಿದ್ದ ಒಂದೊಂದು ಜೊತೆ ಪ್ರಾಣಿಗಳಿಂದ ತುಂಬಿತ್ತು ಎಂದರ್ಥ. ಹೂದ್ ಅಧ್ಯಾಯದ 40ನೆಯ ಸೂಕ್ತದಲ್ಲಿ ಅದರ ಉಲ್ಲೇಖವಿದೆ.

129. ಮತ್ತು ನಿಮಗೆ ಸದಾ ಇಲ್ಲೇ ಉಳಿಯಲಿಕ್ಕಿದೆಯೋ ಎಂಬಂತೆ ದೊಡ್ಡ ದೊಡ್ಡ ಸೌಧಗಳನ್ನು ನಿರ್ಮಿಸುತ್ತೀರಿ. ﴿١٢٩﴾ وَتَجِدُونَ مَصَانِعَ لَكُمْ تُخْلُدُونَ
130. ಮತ್ತು ಯಾರ ಮೇಲಾದರೂ ಕೈ ಹಾಕುವಾಗ ಮದವೇರಿದವರಂತೆ ಕೈ ಹಾಕುತ್ತೀರಿ. ﴿١٣٠﴾ وَإِذَا بَطَشْتُمْ بَطَشْتُمْ جَبَّارِينَ
131. ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ. ﴿١٣١﴾ فَاتَّقُوا اللَّهَ وَأَطِيعُوا
132. ನೀವು ತಿಳಿದಿರುವ ವಸ್ತುಗಳನ್ನೆಲ್ಲ ನಿಮಗೆ ಕೊಟ್ಟಿರುವಾತನನ್ನು ಭಯಪಡಿರಿ. ﴿١٣٢﴾ وَاتَّقُوا الذِّئْبَ أَمَّا كُمْ بِمَا تَعْلَمُونَ
133. ಅವನು ನಿಮಗೆ ಪ್ರಾಣಿಗಳನ್ನು ಕೊಟ್ಟನು, ಸಂತತಿ ಕೊಟ್ಟನು, ﴿١٣٣﴾ أَمَّا كُمْ بِأَنْعَامٍ وَبَنِينَ
134. ತೋಟಗಳನ್ನೂ ಚಿಲುಮೆಗಳನ್ನೂ ಕೊಟ್ಟನು. ﴿١٣٤﴾ وَجَنِّتٍ وَعُيُونٍ
135. ನನಗೆ ನಿಮ್ಮ ವಿಷಯದಲ್ಲಿ ಒಂದು ಮಹಾ ದಿನದ ಯಾತನೆಯ ಭಯವಿದೆ." ﴿١٣٥﴾ إِنِّي أَخَافُ عَلَيْكُمْ عَذَابَ يَوْمٍ عَظِيمٍ
136. ಆಗ ಅವರು - "ನೀನು ಉಪದೇಶ ಮಾಡಿದರೂ ಮಾಡದಿದ್ದರೂ ನಮ್ಮ ಮಟ್ಟಿಗೆ ಎಲ್ಲಾ ಒಂದೇ- ﴿١٣٦﴾ قَالُوا سَوَاءٌ عَلَيْنَا أَوَعَظْتَ أَمْ لَمْ تَكُنْ مِنَ الْوَاعِظِينَ
137. ಈ ವಿಷಯಗಳೆಲ್ಲಾ ಹಿಂದಿನಿಂದಲೂ ಹೀಗೆಯೇ ನಡೆಯುತ್ತ ಬಂದಿವೆ- ﴿١٣٧﴾ إِنَّ هَذَا إِلَّا خُلُقُ الْأَوَّلِينَ
138. ನಾವು ಯಾತನೆಗೊಳಪಡುವವರಲ್ಲ". ﴿١٣٨﴾ وَمَا نَحْنُ بِمُعَذَّبِينَ
139. ಹೀಗೆ ಅವರು ಅವರನ್ನು, (ಹ. ಹೂದರನ್ನು) ಸುಳ್ಳಾಗಿಸಿದರು ಮತ್ತು ನಾವು ಅವರನ್ನು ನಾಶಗೊಳಿಸಿದೆವು. ನಿಶ್ಚಯವಾಗಿಯೂ ಇದರಲ್ಲೊಂದು ನಿರ್ದೋಷವಿದೆ. ಆದರೆ, ಇವರಲ್ಲಿ ಹೆಚ್ಚಿನವರು ನಂಬುವುದಿಲ್ಲ. ﴿١٣٩﴾ فَكَذَّبُوهٗ فَاهْلَكَتُمْ إِنِّي فِي ذَٰلِكَ لَآيَةٌ
140. ವಾಸ್ತವದಲ್ಲಿ ನಿಮ್ಮ ಪ್ರಭು ಮಹಾ ಪ್ರಬಲನೂ ಕರುಣಾನಿಧಿಯೂ ಆಗಿರುತ್ತಾನೆ. ﴿١٤٠﴾ وَمَا كَانَ أَكْثَرُهُمْ مُّؤْمِنِينَ
141. ಸಮೂದ್ (ಜನಾಂಗವು) ರಸೂಲರನ್ನು ಸುಳ್ಳಾಗಿಸಿತು. ﴿١٤١﴾ وَإِنَّ رَبَّكَ لَهُوَ الْعَزِيزُ الرَّحِيمُ
- ﴿١٤٢﴾ كَذَّبَتْ ثَمُودُ الْمُرْسَلِينَ

142. ಅವರ ಸಹೋದರ ಸಾಲಿಹರು ಅವರೊಡನೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ; "ನೀವು ಭಯ ಪಡುವುದಿಲ್ಲವೇ?"

إِذْ قَالَ لَهُمْ أَخُوهُمْ ضَلِيحٌ أَلَا تَتَّقُونَ ۝١٤٢

143. ನಾನು ನಿಮ್ಮ ಪಾಲಿಗೆ ಒಬ್ಬ ಪ್ರಾಮಾಣಿಕ ಸಂದೇಶವಾಹಕನಾಗಿರುತ್ತೇನೆ-

إِنِّي لَكُمْ رَسُولٌ أَمِينٌ ۝١٤٣

144. ಆದುದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.

فَاتَّقُوا اللَّهَ وَأَطِيعُوا ۝١٤٤

145. ಈ ಕಾರ್ಯಕ್ಕಾಗಿ ನಾನು ನಿಮ್ಮಿಂದ ಯಾವುದೇ ಪ್ರತಿಫಲವನ್ನು ಅಪೇಕ್ಷಿಸುವುದಿಲ್ಲ. ನನ್ನ ಪ್ರತಿಫಲವು ಸರ್ವಲೋಕಗಳ ಪಾಲಕ ಪ್ರಭುವಾದ ಅಲ್ಲಾಹನ ಬಳಿ ಇದೆ.

وَمَا أَسْأَلُكُمْ عَلَيْهِ مِنْ أَجْرٍ إِنْ أَجْرِيَ إِلَّا عَلَى رَبِّ الْعَالَمِينَ ۝١٤٥

146. ನೀವು ಇಲ್ಲಿರುವ ಸಕಲ ವಸ್ತುಗಳ ಮಧ್ಯೆ ಹೀಗೆಯೇ ನಿಶ್ಚಿಂತರಾಗಿ ಉಳಿದುಕೊಂಡಿರಲು ನಿಮ್ಮನ್ನು ಬಿಟ್ಟು ಬಿಡಲಾಗುವುದೇ?

أَتُتْرَكُونَ فِي مَا هُمْ بِأَمِينِينَ ۝١٤٦

147. ಈ ಉದ್ಯಾನಗಳಲ್ಲೂ ಕಾಲುವೆಗಳಲ್ಲೂ-

فِي جَنَّاتٍ وَعُيُونٍ ۝١٤٧

148. ಈ ಹೊಲಗಳಲ್ಲೂ ರಸಭರಿತ ಗೊಂಚಲುಗಳಿರುವ ಖಜೂರದ ತೋಟಗಳಲ್ಲೂ? (ಉಳಿದುಕೊಂಡಿರಲು ಬಿಡಲಾಗುವುದೇ?)

وَرُؤُوسٍ وَنَخْلٍ طَلْعُهَا هَضِيمٌ ۝١٤٨

149. ನೀವು ಹೆಗ್ಗಳಿಕೆಗಾಗಿ ಪರ್ವತಗಳನ್ನು ಕೊರೆದು ಅವುಗಳೊಳಗೆ ಕಟ್ಟಡಗಳನ್ನು ನಿರ್ಮಿಸುತ್ತೀರಿ.

وَتَنْحِتُونَ مِنَ الْجِبَالِ بُيُوتًا فَهَيْبِينَ ۝١٤٩

150. ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.

فَاتَّقُوا اللَّهَ وَأَطِيعُوا ۝١٥٠

151. ಆ ಅತಿರೇಕಿಗಳನ್ನು ಅನುಸರಿಸಬೇಡಿರಿ.

وَلَا تُطِيعُوا أَمْرَ الْمُسْرِفِينَ ۝١٥١

152. ಅವರು ಭೂಮಿಯಲ್ಲಿ ಗೊಂದಲವನ್ನುಂಟು ಮಾಡುತ್ತಾರೆ. ಯಾವ ಸುಧಾರಣಾ ಕಾರ್ಯವನ್ನೂ ಮಾಡುವುದಿಲ್ಲ."

الَّذِينَ يُفْسِدُونَ فِي الْأَرْضِ وَلَا يُصْلِحُونَ ۝١٥٢

153. ಆಗ ಅವರು ಹೇಳಿದರು, "ನೀನು ಕೇವಲ ಒಬ್ಬ ಮಾಟಬಾಧಿತ ವ್ಯಕ್ತಿ."

قَالُوا إِنَّمَا أَنْتَ مِنَ الْمُسَحَّرِينَ ۝١٥٣

154. ನೀನು ನಮ್ಮಂತೆಯೇ ಇರುವ ಒಬ್ಬ ಮನುಷ್ಯನಲ್ಲದೆ ಇನ್ನೇನು? ನೀನು ಸತ್ಯವಂತನಾಗಿದ್ದರೆ ಏನಾದರೊಂದು ನಿದರ್ಶನವನ್ನು ತಾ."

مَا أَنْتَ إِلَّا بَشَرٌ مِثْلُنَا فَأْتِ بِآيَةٍ إِنْ كُنْتَ مِنَ الصَّادِقِينَ ۝١٥٤

155. ಆಗ ಸಾಲಿಹ್‌ರು ಹೇಳಿದರು, "ಇದೊಂದು ಒಂಟೆ. ಒಂದು ದಿನ ನೀರು ಕುಡಿಯುವ ಹಕ್ಕು ಇದಕ್ಕೆ, ಇನ್ನೊಂದು ದಿನ ನೀರು ಪಡೆಯುವ ಹಕ್ಕು ನಿಮಗೆ.

قَالَ هَذِهِ نَاقَةٌ لَهَا شِرْبٌ وَلَكُمْ شِرْبٌ يَوْمَ مَعْلُومٍ ﴿١٥٥﴾

156. ಇದನ್ನು ಎಷ್ಟು ಮಾತ್ರಕ್ಕೂ ಕೆಣಕಬೇಡಿರಿ. ಅನ್ಯಥಾ ಒಂದು ಮಹಾ ದಿನದ ಯಾತನೆ ನಿಮ್ಮ ಮೇಲೆ ಎರಗುವುದು."

وَلَا تَسْؤُهَا بِسَوْءٍ فَيَأْخُذَكُمْ عَذَابٌ يَوْمٍ عَظِيمٍ ﴿١٥٦﴾

157. ಆದರೆ ಅವರು ಅದರ ಮೊಣಕಾಲುಗಳನ್ನು ಕಡಿದು ಬಿಟ್ಟರು ಮತ್ತು ಕೊನೆಗೆ ಪಶ್ಚಾತ್ತಾಪ ಪಟ್ಟರು-

فَعَقَرُوهَا فَاصْبَحُوا مِنْ دُونِهَا ﴿١٥٧﴾

158. ಯಾತನೆಯು ಅವರ ಮೇಲೆ ಎರಗಿಯೇ ಬಿಟ್ಟಿತು. ನಿಶ್ಚಯ ವಾಗಿಯೂ ಇದರಲ್ಲೊಂದು ನಿದರ್ಶನವಿದೆ. ಆದರೆ ಇವರಲ್ಲಿ ಹೆಚ್ಚಿನವರು ನಂಬುವವರಲ್ಲ-

فَأَخَذَهُمُ الْعَذَابُ إِنَّ فِي ذَلِكَ لَآيَةً وَمَا كَانَ أَكْثَرُهُمْ مُؤْمِنِينَ ﴿١٥٨﴾

159. ಮತ್ತು ವಾಸ್ತವದಲ್ಲಿ ನಿಮ್ಮ ಪ್ರಭು ಮಹಾ ಪ್ರಬಲನೂ ಕರುಣಾನಿಧಿಯೂ ಆಗಿರುತ್ತಾನೆ.

وَإِنَّ رَبَّكَ لَهُوَ الْعَزِيزُ الرَّحِيمُ ﴿١٥٩﴾

160. ಲೂತರ ಜನಾಂಗವು ರಸೂಲರನ್ನು ಸುಳ್ಳಾಗಿಸಿತು.

كَذَّبَتْ قَوْمُ لُوطٍ الْمُرْسَلِينَ ﴿١٦٠﴾

161. ಅವರ ಸಹೋದರ ಲೂತರು ಅವರೊಡನೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ; "ನೀವು ಭಯಪಡುವುದಿಲ್ಲವೇ?

إِذْ قَالَ لَهُمْ لُوطُ أَلَا تَتَّقُونَ ﴿١٦١﴾

162. ನಾನು ನಿಮ್ಮ ಪಾಲಿಗೆ ಓರ್ವ ಪ್ರಾಮಾಣಿಕ ಸಂದೇಶವಾಹಕ ನಾಗಿರುತ್ತೇನೆ-

إِنِّي لَكُمْ رَسُولٌ أَمِينٌ ﴿١٦٢﴾

163. ಆದುದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.

فَاتَّقُوا اللَّهَ وَأَطِيعُوا أَمْرًا ﴿١٦٣﴾

164. ಈ ಕಾರ್ಯಕ್ಕಾಗಿ ನಾನು ನಿಮ್ಮಿಂದ ಯಾವ ಪ್ರತಿಫಲವನ್ನೂ ಅಪೇಕ್ಷಿಸುವುದಿಲ್ಲ. ನನ್ನ ಪ್ರತಿಫಲವು ಸರ್ವಲೋಕಗಳ ಪಾಲಕ ಪ್ರಭುವಿನ ಬಳಿ ಇದೆ.

وَمَا أَسْأَلُكُمْ عَلَيْهِ مِنْ أَجْرٍ إِنْ أَجْرِيَ إِلَّا عَلَى رَبِّ الْعَالَمِينَ ﴿١٦٤﴾

165. ನೀವು ಜಗತ್ತಿನ ಸೃಷ್ಟಿಗಳ ಪೈಕಿ ಪುರುಷರ ಬಳಿಗೇ ಹೋಗುತ್ತೀರಾ?

أَتَأْتُونَ الذِّكْرَانَ مِنَ الْعَالَمِينَ ﴿١٦٥﴾

166. ಮತ್ತು ನಿಮ್ಮ ಪತ್ನಿಯರಲ್ಲಿ ನಿಮ್ಮ ಪ್ರಭು ನಿಮಗಾಗಿ

وَتَدْرُونَ مَا خَلَقَ لَكُمْ رَبُّكُمْ مِنْ

- ಸೃಷ್ಟಿಸಿರುವುದನ್ನು ಬಿಟ್ಟು ಬಿಡುತ್ತೀರಾ? ವಾಸ್ತವದಲ್ಲಿ ನೀವು ಹದಮೀರಿದ ಜನಾಂಗವಾಗಿದ್ದೀರಿ."
167. ಆಗ ಅವರು, "ಲೂತ್, ನೀನು ಈ ಮಾತುಗಳನ್ನು ತೊರೆಯದಿದ್ದರೆ ನಮ್ಮ ನಾಡಿನಿಂದ ಹೊರಕ್ಕೆ ಅಟ್ಟಲ್ಪಟ್ಟವರ ಸಾಲಿಗೆ ನೀನೂ ಸೇರುವೆ" ಎಂದರು.
168. ಆಗ ಅವರು ಹೇಳಿದರು, "ನಿಮ್ಮ ದುಷ್ಟತ್ಯಗಳಿಗಾಗಿ ಮರುಗುವವರಲ್ಲಿ ನಾನು ಸೇರಿದ್ದೇನೆ.
169. ಪ್ರಭೂ, ನನ್ನನ್ನೂ ನನ್ನ ಕುಟುಂಬವನ್ನೂ ಇವರು ಮಾಡುತ್ತಿರುವ ದುರಾಚಾರಗಳಿಂದ ರಕ್ಷಿಸು."¹³
170. ಕೊನೆಗೆ ಹಿಂದೆ ಉಳಿದವರಲ್ಲಾಗಿದ್ದ ಓರ್ವ ವೃದ್ಧಿಯ ಹೊರತು-
171. ಅವರನ್ನೂ ಅವರ ಎಲ್ಲ ಕುಟುಂಬದವರನ್ನೂ ನಾವು ರಕ್ಷಿಸಿದೆವು.
172. ಅನಂತರ ಉಳಿದವರನ್ನೆಲ್ಲ ನಾಶಗೊಳಿಸಿ ಬಿಟ್ಟೆವು.
173. ಮತ್ತು ಅವರ ಮೇಲೆ ಒಂದು ಮಳೆಯನ್ನು ಸುರಿಸಿದೆವು. ಎಚ್ಚರಿಕೆ ಕೊಡಲ್ಪಟ್ಟಿದ್ದವರ ಮೇಲೆ ಇಳಿದಂತಹ ಅತ್ಯಂತ ಕೆಟ್ಟ ಮಳೆ.
174. ನಿಶ್ಚಯವಾಗಿಯೂ ಇದರಲ್ಲೊಂದು ನಿರ್ದೋಷವಿದೆ. ಆದರೆ ಇವರಲ್ಲಿ ಹೆಚ್ಚಿನವರು ನಂಬುವವರಲ್ಲ.
175. ಮತ್ತು ವಾಸ್ತವದಲ್ಲಿ ನಿಮ್ಮ ಪ್ರಭು ಮಹಾ ಪ್ರಬಲನೂ ಕರುಣಾನಿಧಿಯೂ ಆಗಿರುತ್ತಾನೆ.
176. ಐಕಾದವರು¹⁴ ರಸೂಲರನ್ನು ಸುಳ್ಳಾಗಿಸಿದರು.
177. ಶುಬ್ಬರು ಅವರೊಡನೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ; "ನೀವು ಭಯಪಡುವುದಿಲ್ಲವೇ?"
- أَرَوَاكُمْ طَبْلًا أَنْتُمْ قَوْمٌ عَادُونَ ﴿٣٦﴾
- قَالُوا لَيْنَ لَمْ تَنْتَهَ يَلُوطُ لَتَكُونَنَّ مِنَ الْمُخْرَجِينَ ﴿٣٧﴾
- قَالَ إِنِّي لِعَلَّيْكُمْ مِنَ الْقَالِينَ ﴿٣٨﴾
- رَبِّ نَجِيِّ وَأَهْلِي مِمَّا يَعْمَلُونَ ﴿٣٩﴾
- فَنَجَّيْنَاهُ وَأَهْلَهُ أَجْمَعِينَ ﴿٤٠﴾
- إِلَّا عَجُوزًا فِي الْغَدِيرِينَ ﴿٤١﴾
- ثُمَّ دَمَرْنَا الْآخَرِينَ ﴿٤٢﴾
- وَأَمْطَرْنَا عَلَيْهِمْ مَطَرًا ۖ فَسَاءَ مَطَرُ الْمُنْذَرِينَ ﴿٤٣﴾
- إِنَّ فِي ذَلِكَ لَآيَةً لِّوَمَا كَانُوا أَكْثَرَهُمْ مُّؤْمِنِينَ ﴿٤٤﴾
- وَإِنَّ رَبَّكَ لَهُوَ الْعَزِيزُ الرَّحِيمُ ﴿٤٥﴾
- كَذَّبَ أَصْحَابُ لَيْكَةِ الْمُرْسَلِينَ ﴿٤٦﴾
- إِذْ قَالَ لَهُمْ شُعَيْبٌ أَلَا تَتَّقُونَ ﴿٤٧﴾

13. ಅರ್ಥಾತ್- ಹ. ಲೂತ್‌ರ(ಅ) ಪತ್ನಿ.

14. 'ಐಕಾದವರು' ಸಂಕ್ಷಿಪ್ತ ಉಲ್ಲೇಖ ಅಲ್ ಹಿಜ್ರ್ ಅಧ್ಯಾಯದ ಸೂಕ್ತ 78-84ರಲ್ಲಿ ಈ ಮೊದಲು ಬಂದಿದೆ.

190. ನಿಶ್ಚಯವಾಗಿಯೂ ಇದರಲ್ಲೊಂದು ನಿರ್ದೇಶನವಿದೆ. ಆದರೆ ಇವರಲ್ಲಿ ಹೆಚ್ಚಿನವರು ನಂಬುವವರಲ್ಲ.

إِنَّ فِي ذَلِكَ لَآيَةً وَمَا كَانَ
أَكْثَرُهُمْ مُّؤْمِنِينَ ﴿١٩﴾

191. ಮತ್ತು ವಾಸ್ತವದಲ್ಲಿ ನಿಮ್ಮ ಪ್ರಭು ಮಹಾ ಪ್ರಬಲನೂ ಕರುಣಾನಿಧಿಯೂ ಆಗಿರುತ್ತಾನೆ.

وَإِنَّ رَبَّكَ لَهُوَ الْعَزِيزُ الرَّحِيمُ ﴿٢٠﴾

192. ಇದು ಸರ್ವಲೋಕಗಳ ಪಾಲಕ ಪ್ರಭುವಿನಿಂದ ಅವತೀರ್ಣಗೊಂಡಿದೆ.¹⁶

وَإِنَّهُ لَتَنْزِيلُ رَبِّ الْعَالَمِينَ ﴿٢١﴾

193-194. ನೀವು (ದೇವತೆಯಿಂದ ದೇವ ಸೃಷ್ಟಿಗಳಿಗೆ) ಎಚ್ಚರಿಕೆ ನೀಡುವವರಲ್ಲಿ ಸೇರಲಿಕ್ಕಾಗಿ, ಪ್ರಾಮಾಣಿಕ ಆತ್ಮವು¹⁷ ಇದರ ಜೊತೆ ನಿಮ್ಮ ಹೃದಯಕ್ಕೆ ಇಳಿದಿದೆ,

نَزَلَ بِهِ الرُّوحُ الْأَمِينُ ﴿٢٢﴾
عَلَى قَلْبِكَ لِتَكُونَ مِنَ الْمُنذِرِينَ ﴿٢٣﴾

195. ಇದು ಸುಸ್ಪಷ್ಟ ಅರಬೀ ಭಾಷೆಯಲ್ಲಿದೆ.

بِلِسَانٍ عَرَبِيٍّ مُّبِينٍ ﴿٢٤﴾

196. ಮತ್ತು ಗತ ಜನಾಂಗಗಳ ಗ್ರಂಥಗಳಲ್ಲೂ ಇದು ಇದೆ.¹⁸

وَإِنَّهُ لَفِي زُبُرِ الْأَوَّلِينَ ﴿٢٥﴾

197. ಇದನ್ನು ಬನೀಇಸ್ರಾಅಲರ ವಿದ್ವಾಂಸರು ತಿಳಿದಿರುವುದು ಇವರಿಗೆ (ಮಕ್ಕಾ ವಾಸಿಗಳಿಗೆ) ಒಂದು ನಿರ್ದೇಶನವಲ್ಲವೇ?¹⁹

أَوَلَمْ يَكُنْ لَهُمْ آيَةٌ أَنْ يَأْتِيَهِمْ عَلَيْهَا
بَيِّنَاتٌ إِسْرَاءَ يُلٍ ﴿٢٦﴾

198. (ಆದರೆ ಇವರ ಹಟಮಾರಿತನವು ಯಾವ ಮಟ್ಟಕ್ಕೇರಿದೆಯೆಂದರೆ) ನಾವು ಇದನ್ನು ಓರ್ವ ಅರಬೇತರನ ಮೇಲೆ ಅವತೀರ್ಣಗೊಳಿಸಿ ಬಿಡುತ್ತಿದ್ದರೆ,

وَلَوْ نَزَّلْنَاهُ عَلَى بَعْضِ الْأَعْجَمِينَ ﴿٢٧﴾

199. ಹಾಗೂ ಅವನು ಇದನ್ನು (ಶುದ್ಧ ಅರಬೀ ಭಾಷೆಯ ಈ ವಾಣಿಯನ್ನು) ಓದಿ ಹೇಳುತ್ತಿದ್ದರೆ ಆಗಲೂ ಇವರು ನಂಬುತ್ತಿರಲಿಲ್ಲ.²⁰

فَقَرَأَهُ عَلَيْهِمْ مَا كَانُوا بِهِ مُّؤْمِنِينَ ﴿٢٨﴾

ಮೋಡವೊಂದನ್ನು ಕಳುಹಿಸಿದನು. ಯಾತನೆಯ ವರ್ಷವು ಅವರನ್ನು ಸಂಪೂರ್ಣ ನಾಶಪಡಿಸಿ ಬಿಡುವವರೆಗೂ ಪ್ರಸ್ತುತ ಮೋಡವು ಕೊಡೆಯಂತೆ ಅವರ ಮೇಲೆ ಆಚ್ಛಾದಿಸಿಕೊಂಡಿತ್ತು. ಹ. ಶುಬ್ಬಾ(ಅ) ಮದಿಯನ್ ಜನಾಂಗದ ಜತೆಗೆ ಐಕದವರ ಕಡೆಗೂ ಕಳುಹಿಸಲ್ಪಟ್ಟಿದ್ದರು ಎಂಬುದು ಇಲ್ಲಿ ಗಮನಾರ್ಹ. ಎರಡೂ ಜನಾಂಗಗಳ ಮೇಲೆ ವಿಭಿನ್ನ ರೀತಿಯ ಯಾತನೆ ಎರಗಿತು.

16. ಅರ್ಥಾತ್- ಯಾವುದರ ಸೂಕ್ತಗಳನ್ನು ನಿಮಗೆ ಓದಿ ಕೇಳಿಸಲಾಗುತ್ತಿದೆಯೋ ಆ ಕುರ್ಆನ್.

17. ಅರ್ಥಾತ್- ಜಿಬ್‌ರೀಲ್(ಅ).

18. ಅರ್ಥಾತ್- ಇದೇ ಪ್ರಸ್ತಾಪ, ದಿವ್ಯ ಸಂದೇಶ ಮತ್ತು ದೈವಿಕ ಬೋಧನೆಗಳು ಪೂರ್ವದ ದೈವಿಕ ಗ್ರಂಥಗಳಲ್ಲೂ ಇವೆ.

19. ಅರ್ಥಾತ್- ಕುರ್ಆನಿನಲ್ಲಿ ನೀಡಲಾಗಿರುವಂತಹ ಬೋಧನೆಗಳು ಸಾಕ್ಷಾತ್ ಪೂರ್ವ ಗ್ರಂಥಗಳಲ್ಲಿ ನೀಡಲಾಗಿರುವ ಬೋಧನೆಗಳೇ ಆಗಿವೆ ಎಂಬುದನ್ನು ಬನೀಇಸ್ರಾಅಲರ ವಿದ್ವಾಂಸರೂ ಬಲ್ಲರು. ಪೂರ್ವಗ್ರಂಥಗಳ ಬೋಧನೆಗಳು ಅದಕ್ಕಿಂತ ಭಿನ್ನವಾಗಿದ್ದುವು ಎಂದು ಅವರು ಹೇಳುವಂತಿಲ್ಲ.

20. ಅರ್ಥಾತ್- ಸತ್ಯದ ವಾಹಕರ ಹೃದಯಗಳಂತೆ ಮನಸ್ಸಿನ ಸಂತ್ಯಾಪ್ತಿ ಮತ್ತು ಹೃದಯದ ಗುಣೋಪವಾಗಿ ಅವರ ಹೃದಯದಲ್ಲಿ

200. ಹಾಗೆಯೇ ನಾವು ಇದನ್ನು (ಈ ಬೋಧನೆಯನ್ನು) ಅಪರಾಧಿಗಳ ಹೃದಯಗಳಿಂದ ಹಾಯಿಸಿದ್ದೇವೆ.

كَذَلِكَ سَلَكْنَاهُ فِي قُلُوبِ
الْمُجْرِمِينَ ۝

201. ವೇದನಾತ್ಮಕ ಯಾತನೆಯನ್ನು ಕಂಡುಕೊಳ್ಳುವ ವರೆಗೂ ಅವರು ಇದರಲ್ಲಿ ವಿಶ್ವಾಸವಿರಿಸಲಾರರು.

لَا يُؤْمِنُونَ بِهِ حَتَّىٰ يَرَوُا الْعَذَابَ
الْأَلِيمَ ۝

202. ಅದು ಅವರಿಗೆ ಅರಿವಿಲ್ಲದಂತೆ ಅವರ ಮೇಲೆ ಬಂದೆರಗುವಾಗ-

فَيَأْتِيهِمْ بَعَثَةٌ ۖ وَهُمْ لَا يَشْعُرُونَ ۝

203. ಅವರು, "ನಮಗೀಗ ಏನಾದರೂ ಕಾಲಾವಕಾಶ ಸಿಗಬಹುದೇ?" ಎಂದು ಕೇಳುವರು.

فَيَقُولُوا هَلْ نَحْنُ مُنظَرُونَ ۝

204. ಹಾಗಾದರೆ ಇವರು ನಮ್ಮ ಯಾತನೆಗಾಗಿ ತವಕ ಪಡುತ್ತಿರುವರೇ?

أَفَعَدَّآئِنَا يَسْتَعْجِلُونَ ۝

205. ಇವರಿಗೆ ನಾವು ವರ್ಷಗಟ್ಟಲೆ ಸುಖಭೋಗಗಳಲ್ಲಿರಲು ಕಾಲಾವಕಾಶ ಕೊಟ್ಟಿರೋ-

أَفَرَأَيْتَ إِنَّمَتَّعَهُمْ سِنِينَ ۝

206. ಅನಂತರ ಇವರಿಗೆ ಎಚ್ಚರಿಕೆ ಕೊಡಲಾಗುತ್ತಿರುವ ವಸ್ತುವೇ ಇವರ ಮೇಲೆ ಬಂದೆರಗಿ ಬಿಟ್ಟರೆ-

ثُمَّ جَاءَهُمْ مَا كَانُوا يُوعَدُونَ ۝

207. ಇವರಿಗೆ ಒದಗಿರುವ ಜೀವನ ಸಾಧನಗಳೆಲ್ಲ ಯಾವ ಪ್ರಯೋಜನಕ್ಕೆ ಬರುವವೆಂದು ನೀವು ವಿವೇಚಿಸಿದಿರಾ?

مَا آغْنَىٰ عَنْهُمْ مَا كَانُوا يُمْتَعُونَ ۝

208-209. (ನೋಡಿರಿ) ನಾವು ಎಂದೂ ಯಾವ ನಾಡನ್ನೂ ಅದಕ್ಕೆ ಎಚ್ಚರಿಕೆ ಕೊಡುವ ಉದ್ಯೋಧಕರಿಲ್ಲದೆ ನಾಶಗೊಳಿಸಲಿಲ್ಲ ಮತ್ತು ನಾವು ಅಕ್ರಮಿಗಳಾಗಿರಲಿಲ್ಲ.

وَمَا أَهْلَكْنَا مِنْ قَرِيْبٍ إِلَّا
لَهَا مُنْذِرُونَ ۝
ذِكْرَىٰ ۖ وَمَا كُنَّا ظَالِمِينَ ۝

210. ಇದನ್ನು (ಈ ಸುಸ್ವಪ್ನ ಗ್ರಂಥವನ್ನು) ಶೈತಾನರು ತಂದಿಳಿಸಲಿಲ್ಲ.

وَمَا تَنَزَّلَتْ بِهِ الشَّيْطَانُ ۝

211. ಈ ಕಾರ್ಯ ಅವರಿಗೆ ಶೋಭಿಸುವುದೂ ಇಲ್ಲ ಮತ್ತು ಅವರಿಗೆ ಇದರ ಸಾಮರ್ಥ್ಯವೂ ಇಲ್ಲ.

وَمَا يَنْبَغِي لَهُمْ ۖ وَمَا يَسْتَطِيعُونَ ۝

212. ಅವರಂತು ಇದನ್ನು ಆಲಿಸುವುದರಿಂದಲೂ ದೂರವಿರಲಿಟ್ಟಿರುತ್ತಾರೆ.²¹

إِنَّهُمْ عَنِ السَّمْعِ لَمْعَرُؤُونَ ۝

ಇಳಿಯುವುದಿಲ್ಲ. ಅವರು ಬೇಗೆಯಿಂದ ಬೆಂದು ಹೋಗುವಂತೆ ಕಾದ ಕಬ್ಬಿಣದ ಸಲಾಕೆಯ ರೂಪದಲ್ಲಿ ಅದು ಅವರ ಹೃದಯದಿಂದ ಹಾದು ಹೋಗುತ್ತದೆ. ಅವರು ಅದರ ವಿಷಯಗಳ ಬಗ್ಗೆ ಪರ್ಯಾಲೋಚನೆ ನಡೆಸುವ ಬದಲು ಅದರ ನಿರಾಕರಣೆಗಾಗಿ ಅಸ್ತಮಗಳನ್ನು ಹುಡುಕತೊಡಗುತ್ತಾರೆ.

21. ಅರ್ಥಾತ್- ಈ ಪವಿತ್ರ ಕುರ್ಆನ್ ಪ್ರವಾದಿವರ್ಯರ(ನ) ಮೇಲೆ ಅವತೀರ್ಣಗೊಳ್ಳುತ್ತಿದ್ದಾಗ ಶೈತಾನರು ಅದನ್ನು ಆಲಿಸುವಂತೆಯೂ

213. ಆದುದರಿಂದ ಸಂದೇಶವಾಹಕರೇ, ಅಲ್ಲಾಹನೊಂದಿಗೆ ಇತರ ಯಾವ ಆರಾಧ್ಯನನ್ನೂ ಪ್ರಾರ್ಥಿಸಬೇಡಿರಿ. ಅನ್ಯಥಾ ನೀವು ಶಿಕ್ಷೆ ಹೊಂದುವವರಲ್ಲಾಗುವಿರಿ. فَلَا تَدْعُ مَعَ اللَّهِ إِلَهًا آخَرَ فَتَكُونَ مِنَ الْمُعَذَّبِينَ ﴿٢١٣﴾
214. ನಿಮ್ಮ ಅತ್ಯಂತ ನಿಕಟ ಸಂಬಂಧಿಕರಿಗೆ ಎಚ್ಚರಿಕೆ ನೀಡಿರಿ. وَ أَنْذِرْ عَشِيرَتَكَ الْأَقْرَبِينَ ﴿٢١٤﴾
215. ಸತ್ಯವಿಶ್ವಾಸಿಗಳ ಪೈಕಿ ನಿಮ್ಮನ್ನು ಅನುಸರಿಸುವವರೊಂದಿಗೆ ಸೌಜನ್ಯದಿಂದ ವರ್ತಿಸಿರಿ. وَ اخْفِضْ جَنَاحَكَ لِمَنِ اتَّبَعَكَ مِنَ الْمُؤْمِنِينَ ﴿٢١٥﴾
216. ಆದರೆ ಅವರು ನಿಮ್ಮ ಆಜ್ಞೋಲ್ಲಂಘನೆ ಮಾಡಿದರೆ, ನೀವು ಮಾಡುವ ಕಾರ್ಯಗಳಿಂದ ನಾನು ಹೊಣೆಮುಕ್ತನಾಗಿದ್ದೇನೆಂದು ಹೇಳಿ ಬಿಡಿರಿ. فَإِنْ عَصَوْكَ فَقُلْ إِنِّي بَرِحْتُ مِمَّا تَعْمَلُونَ ﴿٢١٦﴾
217. ಮತ್ತು ಆ ಮಹಾ ಪ್ರಬಲನೂ ಕರುಣಾನಿಧಿಯೂ ಆಗಿರುವವನ ಮೇಲೆ ಭರವಸೆಯನ್ನಿಡಿರಿ- وَ تَوَكَّلْ عَلَى الْعَزِيزِ الرَّحِيمِ ﴿٢١٧﴾
218. ನೀವು ಏಳುವಾಗ ಅವನು ನಿಮ್ಮನ್ನು ನೋಡುತ್ತಿರುತ್ತಾನೆ²²- الَّذِي يَرَاكَ حِينَ تَقُومُ ﴿٢١٨﴾
219. ಮತ್ತು ಸಾಷ್ಟಾಂಗವೆರಗುವವರ ಮಧ್ಯೆ ನಿಮ್ಮ ಚಲನವಲನಗಳ ಮೇಲೆ ಕಣ್ಣಿಟ್ಟಿರುತ್ತಾನೆ. وَ تَقَلِّبَكَ فِي السُّجُودِ ﴿٢١٩﴾
220. ನಿಶ್ಚಯವಾಗಿಯೂ ಅವನು ಸರ್ವಶ್ರುತನೂ ಸರ್ವಜ್ಞನೂ ಆಗಿರುತ್ತಾನೆ. إِنَّهُ هُوَ السَّمِيعُ الْعَلِيمُ ﴿٢٢٠﴾
221. ಜನರೇ, ಶೈತಾನರು ಯಾರ ಮೇಲೆ ಇಳಿಯುತ್ತಾರೆಂದು ನಾನು ನಿಮಗೆ ಹೇಳಲೇ? هَلْ أَتَيْتُكُمْ عَلَىٰ مَنْ تَنَزَّلُ الشَّيَاطِينُ ﴿٢٢١﴾
222. ಅವರು ಪ್ರತಿಯೊಬ್ಬ ಸುಳ್ಳುಗಾರ ಪಾಪಿಯ ಮೇಲೆ ಇಳಿಯುತ್ತಾರೆ- تَنَزَّلُ عَلَىٰ كُلِّ أَفَّاكٍ أَثِيمٍ ﴿٢٢٢﴾
223. ವದಂತಿಗಳನ್ನು ಕಿವಿಗೆ ತುಂಬುತ್ತಾರೆ ಮತ್ತು ಅವರಲ್ಲಿ ಹೆಚ್ಚಿನವರು ಸುಳ್ಳುಗಾರರಾಗಿರುತ್ತಾರೆ.²³ يُلْقُونَ السَّمْعَ وَأَكْثُرُهُمْ كَاذِبُونَ ﴿٢٢٣﴾

ಇರಲಿಲ್ಲ. ಆದ್ದರಿಂದ ಅವರ ಮೇಲೆ ಏನು ಅವತೀರ್ಣಗೊಳ್ಳುತ್ತದೆ ಎಂದು ತಿಳಿಯುವ ಪ್ರಶ್ನೆ ದೂರವೇ ಉಳಿಯಿತು.

22. ಏಳುವುದೆಂದರೆ ರಾತ್ರಿ ನಮಾಝ್‌ಗಾಗಿ ಏಳುವುದೂ ಆಗಿರಬಹುದು. ಹಾಗೆಯೇ ಪ್ರವಾದಿತ್ವದ ಹೊಣೆಗಾರಿಕೆಗಳನ್ನು ಈಡೇರಿಸುವುದಕ್ಕಾಗಿ ಏಳುವುದೂ ಆಗಿರಬಹುದು.
23. ಪ್ರವಾದಿವರ್ಯರನ್ನು(ಸ) ಮಾಟಗಾರ ಎಂದು ಕರೆಯುತ್ತಿದ್ದವರ ಆಕ್ಷೇಪಕ್ಕೆ ಈ ಮೂಲಕ ಉತ್ತರಿಸಲಾಗಿದೆ.

224. ಇನ್ನು ಕವಿಗಳು²⁴- ಅವರ ಹಿಂದೆ ದಾರಿಗಟ್ಟವರು ನಡೆಯುತ್ತಿರುತ್ತಾರೆ.

وَالشَّعْرَاءِ يَتَّبِعُهُمُ الْغَاوُونَ ﴿٢٢٤﴾

225. ಅವರು ಪ್ರತಿಯೊಂದು ಕಣಿವೆಯಲ್ಲಿ ಅಲೆದಾಡುವುದನ್ನು ನೀವು ಕಾಣುತ್ತಿಲ್ಲವೇ?

أَلَمْ تَرَ أَنَّهُمْ فِي كُلِّ وَادٍ يَّهيمُونَ ﴿٢٢٥﴾

226. ಮತ್ತು ಅವರು ತಾವು ಮಾಡದಿದ್ದುದನ್ನು ಆಡುತ್ತಾರೆ-

وَأَنَّهُمْ يَقُولُونَ مَا لَا يَفْعَلُونَ ﴿٢٢٦﴾



227. ಸತ್ಯವಿಶ್ವಾಸವನ್ನು ಸ್ವೀಕರಿಸಿ, ಸತ್ಕರ್ಮಗಳನ್ನು ಮಾಡುತ್ತ ಅಲ್ಲಾಹನನ್ನು ಅತ್ಯಧಿಕವಾಗಿ ಸ್ಮರಿಸುತ್ತ, ತಮ್ಮ ಮೇಲೆ ಅಕ್ರಮವಾದಾಗ ಮಾತ್ರ ಅಷ್ಟೇ ಪ್ರತೀಕಾರ ತೀರಿಸುವವರು ಇದಕ್ಕೆ ಹೊರತಾಗಿದ್ದಾರೆ.²⁵ ಅಕ್ರಮವೆಸಗುವವರಿಗೆ ಅವರು ಯಾವ ಪರಿಣಾಮಕ್ಕೊಳಗಾಗಲಿದ್ದಾರೆಂದು ಸದ್ಯದಲ್ಲೇ ತಿಳಿದು ಬರುವುದು.²⁶

إِلَّا الَّذِينَ آمَنُوا وَعَمِلُوا الصَّالِحَاتِ
وَذَكَرُوا اللَّهَ كَثِيرًا وَانْتَصَرُوا مِنْ
بَعْدِ مَا ظَلَمُوا ۗ وَسَيَعْلَمُ الَّذِينَ
ظَلَمُوا أَيَّ مُنْقَلَبٍ يَنْقَلِبُونَ ﴿٢٢٧﴾

24. ಇದು ಪ್ರವಾದಿವರ್ಯರನ್ನು(ಸ) 'ಕವಿ' ಎಂದು ಆಕ್ಷೇಪಿಸುತ್ತಿದ್ದವರಿಗೆ ನೀಡಲಾದ ಉತ್ತರವಾಗಿದೆ.

25. ಇಲ್ಲಿ ಕವಿಗಳ ಕುರಿತು ಮಾಡಲಾದ ಸಾರ್ವತ್ರಿಕ ಖಂಡನೆಯ ನಂತರ ನಾಲ್ಕು ವಿಶೇಷತೆಗಳನ್ನು ಹೊಂದಿರುವ ಕವಿಗಳನ್ನು ಅದರಿಂದ ಹೊರತುಪಡಿಸಲಾಗಿದೆ. ಮೊದಲನೆಯದಾಗಿ ಅವರು ಸತ್ಯವಿಶ್ವಾಸಿಯಾಗಿರಬೇಕು, ಎರಡನೆಯದಾಗಿ ತಮ್ಮ ವ್ಯಾವಹಾರಿಕ ಜೀವನದಲ್ಲಿ ಸಚ್ಚರಿತರಾಗಿರಬೇಕು, ಮೂರನೆಯದಾಗಿ ಅಲ್ಲಾಹನನ್ನು ಯಥೇಚ್ಛ ಸ್ಮರಿಸುವವರಾಗಿರಬೇಕು, ನಾಲ್ಕನೆಯದಾಗಿ ವೈಯಕ್ತಿಕ ಲಾಭಕ್ಕಾಗಿ ಅವರು ಯಾರನ್ನೂ ನಿಂದಿಸುವವರಾಗಿರಬಾರದು. ಮಾತ್ರವಲ್ಲ ಅಕ್ರಮಗಳ ವಿರುದ್ಧ ಸತ್ಯದ ಪರ ವಹಿಸುವ ಅವಶ್ಯಕತೆ ಇದ್ದರೆ ವೀರ ಕಲಿಗಳು ಬಿಲ್ಲು ಮತ್ತು ಖಡ್ಗವನ್ನು ಉಪಯೋಗಿಸುವಂತೆ ತಮ್ಮ ನಾಲಗೆಯನ್ನು ಉಪಯೋಗಿಸುವವರಾಗಿರಬೇಕು.

26. ಅಕ್ರಮವೆಸಗುವವರೆಂದರೆ ಇಲ್ಲಿ ಸತ್ಯದ ಪರಾಜಯಕ್ಕಾಗಿ ಹಟಸಾಧನೆಯ ಮಾರ್ಗ ಅನುಸರಿಸುವವರು ಮತ್ತು ಪ್ರವಾದಿವರ್ಯರ(ಸ) ಮೇಲೆ ಕವಿ, ಚಾದೂಗಾರ, ಮಾಟಗಾರ, ಹುಚ್ಚ ಮುಂತಾದ ಆರೋಪ ಹೊರಿಸುವ ಮೂಲಕ ಅಜ್ಞಾನದಲ್ಲಿರುವವರು ಅವರ ಸಂದೇಶದ ಬಗ್ಗೆ ಶಂಕೆ ತಾಳಿ ಅವರ ಬೋಧನೆಗಳಿಂದ ದೂರ ಸರಿಯಬೇಕೆಂದು ಬಯಸುವವರು.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ತಾ ಸೀನ್. ಇವು ಕುರ್ಆನ್ ಮತ್ತು ಸುವ್ಯಕ್ತ ಗ್ರಂಥದ ಸೂಕ್ತಗಳು.¹
- 2-3. (ಇದು) ಮಾರ್ಗದರ್ಶನ ಮತ್ತು ಸುವಾರ್ತೆಯಾಗಿದೆ- ನಮಾಝನ್ನು ಸಂಸ್ಥಾಪಿಸುವ ಹಾಗೂ ಝಕಾತ್ ಕೊಡುವ ಸತ್ಯವಿಶ್ವಾಸಿಗಳಿಗೆ; ಮತ್ತು ಅವರು ಪರಲೋಕದ ಮೇಲೆ ಸಂಪೂರ್ಣ ವಿಶ್ವಾಸ ವನ್ನಿರಿಸುವವರಾಗಿರುತ್ತಾರೆ.
4. ವಾಸ್ತವದಲ್ಲಿ ನಾವು ಪರಲೋಕದ ಮೇಲೆ ವಿಶ್ವಾಸವಿರಿಸದವರಿಗೆ ಅವರ ದುಷ್ಟತ್ಯಗಳನ್ನು ಮನೋಹರವಾಗಿಸಿ ಬಿಟ್ಟಿದ್ದೇವೆ. ಆದುದ ರಿಂದ ಅವರು ದಾರಿ ತಪ್ಪಿ ಅಲೆದಾಡುತ್ತಾರೆ.
5. ಇವರಿಗಾಗಿ ಅತ್ಯಂತ ಕೆಟ್ಟ ಯಾತನೆ ಇದೆ ಮತ್ತು ಇವರೇ ಪರಲೋಕದಲ್ಲಿ ಅತ್ಯಧಿಕ ನಷ್ಟಕ್ಕೆ ಒಳಗಾಗುವವರು.
6. (ಪ್ರೆಗಂಬರರೇ) ನಿಶ್ಚಯವಾಗಿಯೂ ನೀವು ಈ ಕುರ್ಆನನ್ನು ಓರ್ವ ಧೀಮಂತನೂ ಸರ್ವಜ್ಞನೂ ಆಗಿರುವವನ ಕಡೆಯಿಂದ ಪಡೆಯುತ್ತಿರುವಿರಿ.
7. ಮೂಸಾರು ತಮ್ಮ ಮನೆಯವರೊಡನೆ, "ನನಗೆ ಒಂದು ಬೆಂಕಿ ಕಂಡಿದೆ. ನಾನು ಈಗಲೇ ಅಲ್ಲಿಂದೇನಾದರೂ ಸುದ್ದಿ ತರುತ್ತೇನೆ. ಇಲ್ಲವೇ ನೀವು ಚಳಿ ಕಾಯಿಸಿಕೊಳ್ಳುವಂತಾಗಲು ಕೆಂಡವನ್ನಾದರೂ ಹೆಚ್ಚಿ ತರುತ್ತೇನೆ" ಎಂದು ಹೇಳಿದ ಸಂದರ್ಭ(ವನ್ನು ಇವರಿಗೆ ತಿಳಿಸಿರಿ).

بِسْمِ اللَّهِ الرَّحْمَنِ الرَّحِيمِ

طس تبتك آيت القرآن وكتاب مبين

هُدًى وَبُشْرَىٰ لِلْمُؤْمِنِينَ ﴿٢﴾
الَّذِينَ يُقِيمُونَ الصَّلَاةَ وَيُؤْتُونَ
الزَّكَاةَ وَهُمْ بِالْآخِرَةِ هُمْ يُوقِنُونَ ﴿٣﴾

إِنَّ الَّذِينَ لَا يُؤْمِنُونَ بِالْآخِرَةِ
رَبِّبْنَا لَهُمْ أَعْمَالَهُمْ فَهُمْ يَعْمَهُونَ ﴿٤﴾

أُولَٰئِكَ الَّذِينَ لَهُمْ سُوءُ الْعَذَابِ
وَهُمْ فِي الْآخِرَةِ هُمُ الْآخْسَرُونَ ﴿٥﴾

وَإِنَّكَ لَتَلْقَىٰ الْقُرْآنَ مِنْ كَدِّ
حَكِيمٍ عَلِيمٍ ﴿٦﴾

إِذْ قَالَ مُوسَىٰ لِأَهْلِهِ إِنِّي آنست
نَارًا سَأَتِيكُمْ مِنْهَا بِخَبَرٍ أَوْ آتِيكُمْ
بشهابٍ قَبَسٍ لَعَلَّكُمْ تَصْطَلُونَ ﴿٧﴾

1. ಅರ್ಥಾತ್- ತನ್ನ ಬೋಧನೆಗಳನ್ನು ಮತ್ತು ತನ್ನ ಆದೇಶ-ನಿರ್ದೇಶಗಳನ್ನು ಅತ್ಯಂತ ಸ್ಪಷ್ಟವಾಗಿ ಸಾರುವ ಗ್ರಂಥದ ಸೂಕ್ತಗಳು.

8. ಅಲ್ಲಿ ತಲಪಿದಾಗ ಹೀಗೆ ಕರೆ ಕೇಳಿಸಿತು, "ಈ ಬೆಂಕಿಯಲ್ಲಿ ಇರುವವನು ಮತ್ತು ಇದರ ಪರಿಸರದಲ್ಲಿರುವವನು ಸುಮಂಗಲನು ಮತ್ತು ಸರ್ವಲೋಕಗಳ ಪಾಲಕ ಪ್ರಭುವಾಗಿರುವ ಅಲ್ಲಾಹನು ಪರಮ ಪಾವನನು.
9. ಮೂಸಾ, ಇದು ನಾನು! ಮಹಾ ಪ್ರಬಲನೂ ಧೀಮಂತನೂ ಆಗಿರುವ ಅಲ್ಲಾಹ್,
10. ನಿಮ್ಮ ಲಾಠಿಯನ್ನು ಎಸೆಯಿರಿ." ಲಾಠಿಯು ಹಾವಿನಂತೆ ತೆವಳು ತ್ತಿರುವುದನ್ನು ಕಂಡೊಡನೆ ಮೂಸಾ ಬೆನ್ನು ತಿರುಗಿಸಿ ಓಟಕಿತ್ತರು ಮತ್ತು ಹಿಂದೆ ತಿರುಗಿಯೂ ನೋಡಲಿಲ್ಲ. "ಮೂಸಾ, ಹೆದರ ಬೇಡಿರಿ. ನನ್ನ ಸನ್ನಿಧಿಯಲ್ಲಿ ಸಂದೇಶವಾಹಕರು ಅಂಜುವುದಿಲ್ಲ.
11. ಆದರೆ ಅಪರಾಧ ಮಾಡಿದವನ ಹೊರತು. ಇನ್ನು ಅವನು ಕೆಡುಕಿನ ಬಳಿಕ (ತನ್ನ ಕರ್ಮವನ್ನು) ಒಳಿತಾಗಿ ಮಾರ್ಪಡಿಸಿ ಕೊಂಡರೆ ನಾನು ಮಹಾ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತೇನೆ.
12. ನಿಮ್ಮ ಕೈಯನ್ನು ನಿಮ್ಮ ಚೇಬಿನಲ್ಲಿ ಹಾಕಿರಿ. ಅದು ಯಾವ ತೊಂದರೆಯೂ ಇಲ್ಲದೆ ಪ್ರಕಾಶಿಸುತ್ತ ಹೊರ ಬರುವುದು. ಇವು ಫಿರ್‌ಔನ್ ಮತ್ತು ಅವನ ಜನಾಂಗದ ಕಡೆಗೆ (ಕೊಂಡು ಹೋಗಲಿಕ್ಕಾಗಿರುವ) ಒಂಭತ್ತು ನಿದರ್ಶನಗಳಲ್ಲಿ (ಎರಡು) ಆಗಿರುತ್ತವೆ. ಅವರು ಮಹಾ ದುಷ್ಕರ್ಮಿಗಳು."
13. ನಮ್ಮ ಸುವ್ಯಕ್ತ ನಿದರ್ಶನಗಳು ಅವರ ಮುಂದೆ ಬಂದಾಗ ಅವರು- ಇದು ಸೃಷ್ಟಿ ಜಾದುವೆಂದು ಬಿಟ್ಟರು.
14. ಅವರು ಸಂಪೂರ್ಣ ಅಕ್ರಮ ಹಾಗೂ ಅಹಂಕಾರದ ಮಾರ್ಗದಿಂದ ಆ ನಿದರ್ಶನಗಳನ್ನು ನಿಷೇಧಿಸಿದರು. ವಸ್ತುತಃ ಅವರ ಮನಸ್ಸುಗಳು ಅವನ್ನು ಒಪ್ಪಿಕೊಂಡಿದ್ದುವು. ಆ ಕಿಡಿಗೇಡಿಗಳ ಪರಿಣಾಮವೇನಾಯಿ ತೆಂಬುದನ್ನು ನೋಡಿಕೊಳ್ಳಿರಿ.
15. (ಇನ್ನೊಂದೆಡೆ) ನಾವು ದಾವೂದ್ ಮತ್ತು ಸುಲೈಮಾನ್‌ರಿಗೆ ಜ್ಞಾನವಿತ್ತೆವು. ಅವರು, "ನಮಗೆ ಅನೇಕ ಸತ್ಯವಿಶ್ವಾಸಿ ದಾಸರ ಮೇಲೆ ಶ್ರೇಷ್ಠತೆಯನ್ನು ಪ್ರದಾನ ಮಾಡಿರುವ ಅಲ್ಲಾಹನಿಗೆ ಕೃತಜ್ಞತೆಗಳು" ಎಂದರು.

فَلَمَّا جَاءَهَا نُورًا أَنْ بُورِكَ مَنْ
فِي السَّامِ وَمَنْ حَوْلَهَا وَسُبْحَانَ
اللَّهِ رَبِّ الْعَالَمِينَ ⑧

يُوسَى إِنَّهُ أَنَا اللَّهُ الْعَزِيزُ الْحَكِيمُ ⑨

وَأَنْ عَصَاكَ فَلَمَّا رَأَاهَا تَهْتَزُّ كَأَنَّهَا
جَانٌّ وَلى مُدِيرًا لَمْ يَغْتَبِ بَئِيسَى
لَا تَخَفْ إِنِّي لَا يَخَافُ لَدَى الْمَرْسُوقِ ⑩

إِلَّا مَنْ ظَلَمَ ثُمَّ بَدَّلَ حُسْنًا بَعْدَ
سُوِّ فَإِنِّي غَفُورٌ رَحِيمٌ ⑪

وَأَدْخَلَ يَدَكَ فِي جَيْبِكَ تَخَرُّجٌ
بَيْضَاءٌ مِنْ غَيْرِ سُوءٍ فِي تِسْعِ آيَاتٍ
إِلَى فِرْعَوْنَ وَ قَوْمِهِ إِنَّهُمْ كَانُوا
قَوْمًا فٰسِقِينَ ⑫

فَلَمَّا جَاءَتْهُمْ آيَاتُنَا مُبْصِرَةً قَالُوا
هَذَا سِحْرٌ مُّبِينٌ ⑬

وَجَحَدُوا بِهَا وَاسْتَيْقَنَتْهَا أَنفُسُهُمْ
ظُلْمًا وَعُلُوًّا فَانظُرْ كَيْفَ كَانَ
عَاقِبَةُ الْمُفْسِدِينَ ⑭

وَلَقَدْ آتَيْنَا دَاوُدَ وَسُلَيْمَانَ عِلْمًا
وَ قَالَا الْحَمْدُ لِلَّهِ الَّذِي فَضَّلَنَا
عَلَى كَثِيرٍ مِّنْ عِبَادِهِ الْمُؤْمِنِينَ ⑮

16. ಸುಲೈಮಾನರು ದಾವೂದರ ಉತ್ತರಾಧಿಕಾರಿಯಾದರು ಮತ್ತು ಅವರು, "ಜನರೇ, ನಮಗೆ ಪಕ್ಷಿಗಳ ಮಾತುಗಳನ್ನು ಕಲಿಸಿಕೊಡಲಾಗಿದೆ ಮತ್ತು ನಮಗೆ ಎಲ್ಲ ತರದ ವಸ್ತುಗಳನ್ನು ಕೊಡಲಾಗಿದೆ.² ನಿಶ್ಚಯವಾಗಿಯೂ ಇದು (ಅಲ್ಲಾಹನ) ಸುಸ್ಪಷ್ಟ ಅನುಗ್ರಹವಾಗಿದೆ" ಎಂದರು.

وَوَرثَ سُلَيْمٰنُ دَاوُدَ وَقَالَ يَا اَيُّهَا
النَّاسُ عَلِمْنَا مِنْ طَيْرٍ وَاَوْتَيْنَا
مِنْ كُلِّ شَيْءٍ اِنَّ هَذَا لَهُوَ
الْفَضْلُ الْمُبِيْنُ ﴿١٦﴾

17. ಸುಲೈಮಾನರಿಗಾಗಿ ಯಕ್ಷರ, ಮಾನವ ಮತ್ತು ಪಕ್ಷಿಗಳ ಸೇನೆಗಳನ್ನು ಜಮಾಯಿಸಲಾಗಿತ್ತು. ಅವುಗಳನ್ನು ಸಂಪೂರ್ಣ ಶಿಸ್ತಿನೊಂದಿಗೆ ಇಡಲಾಗಿತ್ತು.

وَ حِشْرَ لِسُلَيْمٰنَ جُنُوْدَهُ مِنَ الْجِيْنِ
وَ الْاِنْسِ وَ الطَّيْرِ فَهُمْ يُوزَعُوْنَ ﴿١٧﴾

18. (ಒಮ್ಮೆ ಸುಲೈಮಾನರು ಈ ಸೇನೆಯ ಜೊತೆ ಪ್ರಯಾಣಿಸುತ್ತಾ) ಇವರೆಲ್ಲರೂ ಇರುವೆಗಳ ಕಣಿವೆಗೆ ತಲುಪಿದಾಗ ಒಂದು ಇರುವೆಯು, "ಇರುವೆಗಳೇ ನಿಮ್ಮ ಬಿಲಗಳೊಳಗೆ ನುಗ್ಗಿಕೊಳ್ಳಿರಿ. ಸುಲೈಮಾನರೂ ಅವರ ಸೇನೆಗಳೂ ಅರಿಯದೇ ನಿಮ್ಮನ್ನು ತುಳಿದು ಬಿಡುವಂತಾಗದಿರಲಿ" ಎಂದಿತು.

حَتّٰى اِذَا اَتَوْا عَلَى وَادِ التَّمِيْمِ قَالَتْ
نَمْلَةٌ يَا اَيُّهَا النَّمْلُ ادْخُلُوْا مَسٰكِنِكُمْ
لَا يَحِطُّ بِكُمْ سُلَيْمٰنُ وَ جُنُوْدُهُ
وَ هُمْ لَا يَشْعُرُوْنَ ﴿١٨﴾

19. ಸುಲೈಮಾನರು ಅದರ ಈ ಮಾತಿಗೆ ಮಂದಹಾಸ ಬೀರಿ, ನಕ್ಕು ಬಿಟ್ಟರು ಮತ್ತು ಹೀಗೆಂದರು; "ನನ್ನ ಪ್ರಭೂ, ನೀನು ನನ್ನ ಮೇಲೂ ನನ್ನ ಮಾತಾಪಿತರ ಮೇಲೂ ಮಾಡಿದಂತಹ ಉಪಕಾರಕ್ಕಾಗಿ ನಾನು ಕೃತಜ್ಞತೆ ತೋರಿಸುತ್ತಿರುವಂತೆಯೂ ನೀನು ಮೆಚ್ಚುವಂತಹ ಸತ್ಕರ್ಮವೆಸಗುವಂತೆಯೂ ನನ್ನನ್ನು ನಿಯಂತ್ರಿಸಿಡು.³ ನಿನ್ನ ಕೃಪೆಯಿಂದ ನನ್ನನ್ನು ನಿನ್ನ ಸಜ್ಜನ ದಾಸರಲ್ಲಿ ಸೇರಿಸು."

فَتَبَسَمَ صَاحِبًا مِّنْ قَوْلِهَا وَقَالَ
رَبِّ اَوْعِنِيْ اَنْ اَشْكُرَ لِعِمَّتِكَ الْغِيْ
اَنْعَمْتَ عَلَيَّ وَ عَلَى وَالِدَيَّ وَ اَنْ اَعْمَلَ
صَالِحًا تَرْضَاهُ وَ اَدْخِلْنِيْ بِرَحْمَتِكَ
فِيْ عِبَادِكَ الصّٰلِحِيْنَ ﴿١٩﴾

20. (ಇನ್ನೊಂದು ಸಂದರ್ಭದಲ್ಲಿ) ಸುಲೈಮಾನರು ಪಕ್ಷಿಗಳ ಪರಿಶೀಲನೆ ನಡೆಸಿದರು ಮತ್ತು ಹೀಗೆಂದರು, "ನನಗೆ ಆ 'ಹುದಾಹುದಾ' ಕಾಣುವುದಿಲ್ಲವೇ? ಅದೆಲ್ಲಾದರೂ ಕಣ್ಮರೆಯಾಗಿದೆಯೇ?"

وَ تَفَقَّدَ الطَّيْرَ فَقَالَ مَا لِيَ لَا اَرٰى
الهُدٰى هٰذَا اَمْ كَانَ مِنَ الْغٰاِيْبِيْنَ ﴿٢٠﴾

2. ಅರ್ಥಾತ್- ಅಲ್ಲಾಹನು ದಯಪಾಲಿಸಿರುವ ಸರ್ವಸ್ವವೂ ನಮ್ಮ ಬಳಿ ಇದೆ.

3. ಅರ್ಥಾತ್- ನೀನು ದಯಪಾಲಿಸಿರುವಂತಹ ಯೋಗ್ಯತಾರ್ಹತೆಗಳು ಎಷ್ಟು ಮಹತ್ವಾದುದೆಂದರೆ, ನಾನು ಸ್ವಲ್ಪವಾದರೂ ಅಲಕ್ಷ್ಯನಾಗಿ ಬಿಟ್ಟರೆ ದಾಸ್ಯದ ಮಿತಿಯಿಂದ ಹೊರ ನಡೆದು ಬಿಡುವ ಮತ್ತು ದುರಹಂಕಾರದ ಮತ್ತಿನಲ್ಲಿ ಎಲ್ಲಿಂದಲ್ಲಿಗೋ ತಲಪಿ ಬಿಡುವ ಸಾಧ್ಯತೆ ಇದೆ. ಆದ್ದರಿಂದಲೇ ಓ ಪರಿಪಾಲಕನೇ! ನನ್ನನ್ನು ನಿಯಂತ್ರಣದಲ್ಲಿಡು. ಏಕೆಂದರೆ ನಾನು ಅನುಗ್ರಹಗಳಿಗೆ ಕೃತಜ್ಞತೆ ತೋರುವವನಾಗುವ ಬದಲು ಕೃತಜ್ಞತಾ ಭಾವದಲ್ಲಿ ನೆಲೆನಿಲ್ಲುವವನಾಗಬೇಕು.

21. ನಾನು ಅದಕ್ಕೆ ಕಠಿಣ ಶಿಕ್ಷೆ ಕೊಡುವೆನು, ಇಲ್ಲವೇ ಅದನ್ನು ಕೊಯ್ದು ಬಿಡುವೆನು. ಅನ್ಯಥಾ ಅದು ನನ್ನ ಮುಂದೆ ಸಮರ್ಪಕ ವಾದ ಕಾರಣ ಕೊಡಬೇಕಾದೀತು."

لَا عَذَابَ لَكَ عَدَا ابًا شَدِيدًا اَوْ لَكَ اِذْ بَحَثْنَا
اَوْ لَكَ اِذْ تَبَيَّنَّا بِسُلْطٰنٍ مُّبِيْنٍ ۝۲۱

22. ಸ್ವಲ್ಪ ಹೊತ್ತಿನಲ್ಲೇ ಅದು ಬಂದು ಹೀಗೆಂದಿತು; "ನಾನು ತಮಗೆ ತಿಳಿಯದಿರುವಂತಹ ವಿಷಯಗಳನ್ನು ತಿಳಿದುಕೊಂಡಿದ್ದೇನೆ. ನಾನು 'ಸಬಾ'ದಿಂದ⁴ ಖಾತರಿಯಾದ ಸುದ್ದಿ ತಂದಿದ್ದೇನೆ."

فَمَكَثَ غَيْرَ بَعِيْدٍ فَقَالَ اَحْطٰتُ بِمَا
لَمْ تُحِطْ بِهٖ وَجَدْتُكَ مِنْ سَبٰلٍ
بِنَبَاٍ يَّقِيْنٍ ۝۲۲

23. "ನಾನು ಅಲ್ಲಿ ಆ ಜನಾಂಗದ ಆಡಳಿತಗಾರಳಾಗಿರುವ ಓರ್ವ ಸ್ತ್ರೀಯನ್ನು ಕಂಡೆನು. ಅವಳಿಗೆ ಸಕಲ ಸಾಧನ ಸಾಮಗ್ರಿಗಳು ಒದಗಿಸಲ್ಪಟ್ಟಿವೆ ಮತ್ತು ಅವಳ ಸಿಂಹಾಸನವು ಅತ್ಯುತ್ಕೃಷ್ಟವಾಗಿದೆ.

اِنِّيْ وَجَدْتُ اِمْرَاَةً تَمْلِكُهُمْ وَاُوْتِيَتْ
مِنْ كُلِّ شَيْءٍ وَّلَهَا عَرْشٌ عَظِيْمٌ ۝۲۳

24. ಅವಳೂ ಅವಳ ಜನಾಂಗವೂ ಅಲ್ಲಾಹನ ಬದಲು ಸೂರ್ಯನಿಗೆ ಸಾಷ್ಟಾಂಗ ವೆರಗುವುದನ್ನು ನಾನು ಕಂಡೆನು. ಶೈತಾನನು ಅವರ ಪಾಲಿಗೆ ಅವರ ಕರ್ಮಗಳನ್ನು ಮನೋಹರಗೊಳಿಸಿಬಿಟ್ಟನು⁵ ಮತ್ತು ಅವರನ್ನು ನೇರ ಮಾರ್ಗದಿಂದ ತಡೆದು ಬಿಟ್ಟನು. ಆದುದರಿಂದ ಅವರು ಸನ್ಮಾರ್ಗವನ್ನು ಹೊಂದುವುದಿಲ್ಲ-

وَجَدْتُهُمْ وَاَوْتِيَتْهُمُ السُّمَمُ
مِنْ دُوْنِ اللّٰهِ وَرَبِّنَّ لَهُمُ الشَّيْطٰنُ
اَعْمَا لَهُمْ فَصَدَّ هُمْ عَنِ السَّبِيْلِ
فَهُمْ لَا يَهْتَدُوْنَ ۝۲۴

25. ಈ ಕಾರಣದಿಂದಲೇ ಅವರು ಆಕಾಶಗಳಲ್ಲೂ ಭೂಮಿಯಲ್ಲೂ ಅಡಗಿರುವ ವಸ್ತುಗಳನ್ನು ಹೊರ ತರುವ ಮತ್ತು ನೀವು ಬಚ್ಚಿಡುವುದನ್ನೂ ವ್ಯಕ್ತಪಡಿಸುವವುಗಳನ್ನೂ ಅರಿತಿರುವ ಅಲ್ಲಾಹನಿಗೆ ಸಾಷ್ಟಾಂಗವೆರಗುವುದಿಲ್ಲ.

اَلَا يَسْجُدُوْا لِلّٰهِ الَّذِيْ يُخْرِجُ الْخَبْءَ
فِي السَّمٰوٰتِ وَاَلْاَرْضِ وَيَعْلَمُ مَا
تُخْفُوْنَ وَا مَا تُعْلِنُوْنَ ۝۲۵

26. ವಿಶ್ವಸಿಂಹಾಸನದ ಒಡೆಯನಾಗಿರುವ ಅಲ್ಲಾಹನ ಹೊರತು ಇನ್ನಾವ ಆರಾಧ್ಯನೂ ಇಲ್ಲ."

اللّٰهُ لَا اِلٰهَ اِلَّا هُوَ رَبُّ الْعَرْشِ الْعَظِيْمِ ۝۲۶

27. ಆಗ ಸುಲೈಮಾನರು ಹೀಗೆ ಹೇಳಿದರು, "ನೀನು ನಿಜ ಹೇಳಿದೆಯೋ ಅಥವಾ ಸುಳ್ಳಾಡುವವರಲ್ಲಾಗಿರುವಿಯೋ ಎಂದು ಈಗಲೇ ನಾವು ಕಂಡುಕೊಳ್ಳುತ್ತೇವೆ.

قَالَ سَنْظُرُ اَصْدَقْتَ اَمْ كُنْتُمْ
مِنَ الْكٰذِبِيْنَ ۝۲۷

28. ನನ್ನ ಈ ಪತ್ರವನ್ನು ಒಯ್ದು ಅವರ ಮುಂದೆ ಹಾಕಿಬಿಡು. ಅನಂತರ ಸರಿದು ನಿಂತು ಅವರು ಹೇಗೆ ಪ್ರತಿಕ್ರಿಯಿಸುತ್ತಾರೆಂದು ನೋಡು."

اِذْ هَبَّ بِكِتٰبِيْ هٰذَا فَاَلْقٰهُ اِلَيْهِمْ
ثُمَّ تَوَلَّاهُمْ فَاَنْظُرْ مَا ذٰلِكَ يَرْجُوْنَ ۝۲۸

4. 'ಸಬಾ' ದಕ್ಷಿಣ ಅರೇಬಿಯಾದ ಪ್ರಸಿದ್ಧ ವ್ಯಾಪಾರಿ ಜನಾಂಗವಾಗಿತ್ತು. ಯಮನ್‌ನ ರಾಜಧಾನಿ ಸನ್‌ಆದಿಂದ 55 ಮೈಲಿಗಳ ಅಂತರದಲ್ಲಿರುವ 'ಮಾರಿಬ್' ಅದರ ರಾಜಧಾನಿಯಾಗಿತ್ತು.

5. ಇಲ್ಲಿಂದ ಸೂಕ್ತ 26ರ ತನಕದ ವಿವರಗಳು 'ಹುದ್‌ಹುದ್'ನ ಮಾತಿಗೆ ಸೇರ್ಪಡೆಯಾಗಿದೆ ಎಂದು ವಿವರಣಾ ಶೈಲಿಯಿಂದ ವ್ಯಕ್ತವಾಗುತ್ತದೆ.

29. ರಾಣಿಯು⁶ ಹೀಗೆ ಹೇಳಿದಳು- "ಆಸ್ಥಾನದವರೇ, ನನ್ನ ಕಡೆಗೆ ಒಂದು ಮಹತ್ವಪೂರ್ಣ ಪತ್ರವು ಎಸೆಯಲ್ಪಟ್ಟಿದೆ.

قَالَتْ يَا أَيُّهَا الْمَلَأُ الْإِنِّي أُلْقِيَ إِلَيَّ
كِتَابٌ كَرِيمٌ ﴿٢٩﴾

30. ಅದು ಸುಲೈಮಾನರ ಕಡೆಯಿಂದ ಬಂದಿದೆ ಮತ್ತು ಅದನ್ನು ಪರಮ ದಯಾಮಯನೂ ಕರುಣಾನಿಧಿಯೂ ಆಗಿರುವ ಅಲ್ಲಾಹನ ನಾಮದಿಂದ ಆರಂಭಿಸಲಾಗಿದೆ.

إِنَّهُ مِنْ سُلَيْمَانَ وَإِنَّهُ بِسْمِ
اللَّهِ الرَّحْمَنِ الرَّحِيمِ ﴿٣٠﴾

31. ಅದರಲ್ಲಿ, ನನ್ನ ವಿರುದ್ಧ ಬಂಡಾಯವೇಳಬೇಡಿರಿ ಮತ್ತು ಮುಸ್ಲಿಮ್⁷ ಆಗಿ ನನ್ನ ಬಳಿ ಹಾಜರಾಗಿರಿ, ಎಂದಿದೆ."

أَلَّا تَعْلَمُوا عَلَيَّ أَنُوتُونِي مُسْلِمِينَ ﴿٣١﴾

32. (ಪತ್ರವನ್ನು ಓದಿ ಹೇಳಿ) ರಾಣಿಯು, "ಜನಾಂಗದ ಸರದಾರರೇ, ನನ್ನ ಈ ವಿಷಯದ ಬಗ್ಗೆ ನನಗೆ ಸಲಹೆ ಕೊಡಿರಿ. ನಾನು ಯಾವ ವಿಷಯದಲ್ಲೂ ನಿಮ್ಮನ್ನು ಬಿಟ್ಟು ತೀರ್ಮಾನ ಕೈಗೊಳ್ಳುವುದಿಲ್ಲ" ಎಂದು ಹೇಳಿದಳು.

قَالَتْ يَا أَيُّهَا الْمَلَأُ أَفْتُونِي فِي أَمْرِي
مَا كُنْتُ قَاطِعَةً أَمْرًا حَتَّى تَشْهَدُونِ ﴿٣٢﴾

33. ಆಗ ಅವರು, "ನಾವು ಬಲಶಾಲಿಗಳೂ ರಣಶೂರರೂ ಆಗಿರುತ್ತೇವೆ. ಮುಂದಿನ ತೀರ್ಮಾನ ನಿಮ್ಮ ಕೈಯಲ್ಲಿದೆ. ಏನಪ್ಪಣೆ ಕೊಡಬೇಕೆಂದು ನೀವೇ ನಿರ್ಧರಿಸಿಕೊಳ್ಳಿರಿ" ಎಂದು ಉತ್ತರ ಕೊಟ್ಟರು.

قَالُوا نَحْنُ أَوْلُو الْقُوَّةِ وَالْوُلُؤُا بِأَيْسِّ شَيْئٍ
وَ الْإِمْرُ إِلَيْكَ فَانظُرِي مَاذَا تَأْمُرِينَ ﴿٣٣﴾

34. ಆಗ ರಾಣಿ ಹೇಳಿದಳು, "ಅರಸರು ಒಂದು ನಾಡಿನೊಳಗೆ ನುಗ್ಗಿ ಬಂದಾಗ ಅದನ್ನು ಹಾಳುಗಡಹುತ್ತಾರೆ ಮತ್ತು ಅದರಲ್ಲಿರುವ ಮರ್ಯಾದಸ್ಥರನ್ನು ಅವಮಾನಗೊಳಿಸುತ್ತಾರೆ. ಅವರು ಹೀಗೆಯೇ ಮಾಡುತ್ತಾರೆ,

قَالَتْ إِنَّ الْمُلُوكَ إِذَا دَخَلُوا قَرْيَةً
أَفْسَدُوهَا وَجَعَلُوا أَعْرَازَ أَهْلِهَا آذِلَّةً
وَكَذَلِكَ يَفْعَلُونَ ﴿٣٤﴾

35. ನಾನು ಅವರಿಗೆ ಒಂದು ಉಡುಗೊರೆಯನ್ನು ಕಳುಹಿಸುತ್ತೇನೆ. ತರುವಾಯ ನನ್ನ ರಾಯಭಾರಿಗಳು ಯಾವ ಉತ್ತರದೊಂದಿಗೆ ಮರಳುತ್ತಾರೆಂದು ನೋಡುತ್ತೇನೆ."

وَإِنِّي مُرْسِلَةٌ إِلَيْهِمْ بِهَدِيَّةٍ فَنْظُرْهُ
بِمَا يَرْجِعُ الْمُرْسَلُونَ ﴿٣٥﴾

36. ಅವರು (ರಾಣಿಯ ದೂತರು) ಸುಲೈಮಾನರ ಬಳಿಗೆ ಬಂದಾಗ ಅವರು ಹೇಳಿದರು, "ನೀವು ಧನದ ಮೂಲಕ ನನಗೆ ಸಹಾಯ ಮಾಡಲಿಚ್ಛಿಸುತ್ತೀರಾ? ಅಲ್ಲಾಹನು ನನಗೆ ನೀಡಿರುವುದು ನಿಮಗೆ

فَلَمَّا جَاءَ سُلَيْمَانَ قَالَ أَتَيْدُونَنِي
بِمَالٍ قَمَّا آتَيْتَنِي اللَّهُ خَيْرٌ مِمَّا آتَيْتُكُمْ
بَلْ أَنْتُمْ بِهَدِيَّتِكُمْ تَفْرَحُونَ ﴿٣٦﴾

6. ನಡುವಿನ ವೃತ್ತಾಂತವನ್ನು ಬಿಟ್ಟು 'ಹುದ್‌ಹುದ್' ಪತ್ರವನ್ನು ರಾಣಿಯ ಮುಂದೆ ಎಸೆದು ಬಿಟ್ಟು ಸಂದರ್ಭದ ಬಗ್ಗೆ ಪ್ರಸ್ತಾಪಿಸಲಾಗುತ್ತಿದೆ.

7. ಅರ್ಥಾತ್- ಇಸ್ಲಾಮ್ ಸ್ವೀಕರಿಸಿ ಅಥವಾ ಆಚ್ಛಾಪಾಲಕರಾಗಿ.

ಕೊಟ್ಟಿರುವುದಕ್ಕಿಂತ ಎಷ್ಟೋ ಅಧಿಕವಿದೆ. ನಿಮ್ಮ ಉಡುಗೊರೆ ನಿಮಗೇ ಭೂಷಣವಾಗಿರಲಿ.

37. (ರಾಯಭಾರಿಯೇ!) ನಿನ್ನನ್ನು ಕಳುಹಿಸಿದವರ ಕಡೆಗೆ ಮರಳು. ನಾವು ಅವರ ಮೇಲೆ ಅವರಿಂದ ಎದುರಿಸಲಾಗದಂತಹ ಸೇನೆಯನ್ನು ತರುವೆವು ಮತ್ತು ಅವರು ನಿಂದ್ಯರಾಗಿ ಹೋಗುವಂತೆ ಅವರನ್ನು ಅವಮಾನಿಸಿ ಹೊರಕಟ್ಟುವೆವು."

ارْجِعْ إِلَيْهِمْ فَلَنَأْتِيَنَّهُمُ بِجُنُودٍ لَّا
قَبْلَ لَهُمُ بِهَا وَنَخْرِجَنَّهُمُ مِنْهَا
أَذِلَّةً ۖ وَهُمْ صَاغِرُونَ ﴿٣٧﴾

38. ಸುಲೈಮಾನರು, "ಆಸ್ಥಾನದವರೇ, ಅವರು ಶರಣಾಗತರಾಗಿ ನನ್ನ ಮುಂದೆ ಹಾಜರಾಗುವುದಕ್ಕೆ ಮುಂಚೆಯೇ ಅವಳ ಸಿಂಹಾಸನವನ್ನು ನನ್ನ ಬಳಿಗೆ ತರಬಲ್ಲವರು ನಿಮ್ಮಲ್ಲಿ ಯಾರಿದ್ದಾರೆ?" ಎಂದು ಕೇಳಿದರು.

قَالَ يَا أَيُّهَا الْمَلَأُ أَيُّكُمْ يَأْتِينِي
بِعَرْشِهَا قَبْلَ أَنْ يَأْتُونِي مُسْلِمِينَ ﴿٣٨﴾

39. ಯಕ್ಷರ ಪೈಕಿ ಓರ್ವ ದೃಢಕಾಯನು, "ತಾವು ತಮ್ಮ ಸ್ಥಾನದಿಂದ ಏಳುವುದಕ್ಕೆ ಮುಂಚೆಯೇ ನಾನು ಅದನ್ನು ತಂದು ಹಾಜರು ಪಡಿಸುವೆನು. ನಾನು ಅದಕ್ಕೆ ಶಕ್ತನೂ ಪ್ರಾಮಾಣಿಕನೂ ಆಗಿದ್ದೇನೆ" ಎಂದು ಬಿನ್ನವಿಸಿದನು.

قَالَ عِفْرَيْتٌ مِّنَ الْجِنِّ أَنَا آتِيكَ
بِهِ قَبْلَ أَنْ تَقُومَ مِنْ مَّقَامِكَ ۖ
وَإِنِّي عَلَيْهِ لَقَوِيٌّ أَمِينٌ ﴿٣٩﴾

40. ಗ್ರಂಥ ಜ್ಞಾನವೊಂದನ್ನು ಹೊಂದಿದವನೊಬ್ಬನು, "ತಾವು ರೆಪ್ಪೆ ಬಡಿಯುವುದಕ್ಕೆ ಮುಂಚೆ ನಾನು ಅದನ್ನು ತರುತ್ತೇನೆ" ಎಂದನು. ಆಗಲೇ ಸುಲೈಮಾನರು ಆ ಸಿಂಹಾಸನವು ತನ್ನ ಮುಂದೆ ಇಡಲ್ಪಟ್ಟಿರುವುದನ್ನು ಕಂಡಾಗ, "ನಾನು ಕೃತಜ್ಞತೆ ತೋರುತ್ತೇನೋ, ಕೃತಘ್ನನಾಗಿ ಬಿಡುತ್ತೇನೋ ಎಂದು ನನ್ನನ್ನು ಪರೀಕ್ಷಿಸಲಿಕ್ಕಾಗಿ ಇದು ನನ್ನ ಪ್ರಭುವಿನ ಅನುಗ್ರಹವಾಗಿರುತ್ತದೆ. ಕೃತಜ್ಞತೆ ತೋರುವವನ ಕೃತಜ್ಞತೆಯು ಅವನಿಗೇ ಲಾಭದಾಯಕವಾಗಿದೆ. ಯಾರಾದರೂ ಕೃತಘ್ನತೆ ತೋರಿದರೆ ನನ್ನ ಪ್ರಭು ನಿರಪೇಕ್ಷನೂ ಸ್ವಯಂ ಸನ್ಮಾನ್ಯನೂ ಆಗಿರುತ್ತಾನೆ" ಎಂದು ಉದ್ಗರಿಸಿದರು.

قَالَ الَّذِي عِنْدَهُ عِلْمٌ مِّنَ الْكِتَابِ أَنَا
آتِيكَ بِهِ قَبْلَ أَنْ يَرْتَدَّ إِلَيْكَ طَرْفُكَ ۚ
فَلَمَّا رَأَاهُ مُسْتَقَرًّا عِنْدَهُ قَالَ هَذَا
مِن فَضْلِ رَبِّي لِيَبْلُوَنِي ۖ أَشْكُرُ
أَمْ أَكْفُرُ ۚ وَمَنْ شَكَرَ فَإِنَّمَا يَشْكُرُ
لِنَفْسِهِ ۖ وَمَنْ كَفَرَ فَإِنَّ رَبِّي غَنِيٌّ كَرِيمٌ ﴿٤٠﴾

41. ಸುಲೈಮಾನರು, "ಅವಳಿಗೆ ತಿಳಿಯದಂತೆ ಅವಳ ಸಿಂಹಾಸನವನ್ನು ಅವಳ ಮುಂದಿರಿಸಿ ಬಿಡಿರಿ. ಅವಳು ಸರಿ ದಾರಿಗೆ ತಲಪುತ್ತಾಳೋ, ಪಥಭ್ರಷ್ಟರಲ್ಲಾಗಿದ್ದಾಳೋ ಎಂದು ನೋಡೋಣ" ಎಂದರು.

قَالَ نَكِّرُوا لَهَا عَرْشَهَا نَنْظُرْ أَتَهْتَدِي
أَمْ تَكْفُرُنَ مِنَ الَّذِينَ لَا يَهْتَدُونَ ﴿٤١﴾

42. ರಾಣಿಯು ಹಾಜರಾದಾಗ ಅವಳೊಡನೆ, "ನಿನ್ನ ಸಿಂಹಾಸನ ಹೀಗೆಯೇ ಇದೆಯೇ" ಎಂದು ಕೇಳಲಾಯಿತು. ಆಗ ಅವಳು, "ಇದು ಅದುವೇ

فَلَمَّا جَاءَتْ قِيلَ أَهَكَذَا عَرْشُكِ ۖ
قَالَتْ كَأَنَّهُ هُوَ ۖ وَأُوتِينَا الْعِلْمَ

8. ಸಬಾದ ರಾಣಿ, ಹ. ಸುಲೈಮಾನರನ್ನು(ಅ) ಭೇಟಿಯಾಗಲು ಹಾಜರಾದ ಸಂದರ್ಭದ ಪ್ರಸ್ತಾಪ ಇಲ್ಲಿಂದ ಆರಂಭವಾಗುತ್ತದೆ.

ಎಂಬಂತಿದೆ. ನಾವಂತೂ ಮೊದಲೇ ತಿಳಿದುಕೊಂಡಿದ್ದೆವು ಮತ್ತು ನಾವು ಮುಸ್ಲಿಮರಾಗಿ (ಶರಣಾಗತರಾಗಿ) ಬಿಟ್ಟಿದ್ದೆವು" ಎಂದಳು.

43. ಅಲ್ಲಾಹನನ್ನು ಬಿಟ್ಟು ಅವಳು ಪೂಜಿಸುತ್ತಿದ್ದ ಆರಾಧ್ಯರ ಆರಾಧನೆಯೇ ಅವಳನ್ನು (ಸತ್ಯವಿಶ್ವಾಸ ಸ್ವೀಕಾರದಿಂದ) ತಡೆದಿತ್ತು. ಏಕೆಂದರೆ ಅವಳೊಂದು ಸತ್ಯನಿಷೇಧಿ ಜನಾಂಗದವಳಾಗಿದ್ದಳು.

44. ಅರಮನೆಯೊಳಗೆ ಪ್ರವೇಶಿಸಿ ಎಂದು ಅವಳೊಡನೆ ಹೇಳಲಾಯಿತು. ಅವಳು ಅದನ್ನು ಕಂಡಾಗ ನೀರಿನ ಕೊಳವೆಂದು ಭಾವಿಸಿ ಇಳಿಯಲಿಕ್ಕಾಗಿ ಇಚ್ಛಿಸಿದ ಕಾಲುಗಳನ್ನು ಮೇಲೇರಿಸಿ ಕೊಂಡಳು. ಆಗ ಸುಲೈಮಾನರು, "ಇದು ಗಾಜಿನ ನುಣುಪಾದ ಹಾಸು" ಎಂದರು. ಆಗ ಅವಳು, "ಓ ನನ್ನ ಪ್ರಭೂ! (ಇಷ್ಟರವರೆಗೆ) ನಾನು ನನ್ನ ಮೇಲೆಯೇ ಅಕ್ರಮವೆಸಗುತ್ತಿದ್ದೆ. ಈಗ ನಾನು ಸುಲೈಮಾನ ರೊಂದಿಗೆ, ಸಕಲ ಲೋಕಗಳ ಪಾಲಕ ಪ್ರಭುವಾದ ಅಲ್ಲಾಹನ ವಿಧೇಯತೆಯನ್ನು ಸ್ವೀಕರಿಸಿಕೊಂಡೆ" ಎಂದು ಉದ್ಗರಿಸಿದಳು.

45. ಮತ್ತು ನಾವು ಸಮೂಹದ ಕಡೆಗೆ ಅವರ ಸಹೋದರ ಸಾಲಿಹರನ್ನು ಅಲ್ಲಾಹನ ದಾಸ್ಯ ಕೈಗೊಳ್ಳಿರೆಂದು (ಸಂದೇಶ ಕೊಟ್ಟು) ಕಳುಹಿಸಿದವು. ಆಗ ಅವರು ಹಠಾತ್ತನೆ ಎರಡು ಜಗಳಾಡುವ ತಂಡಗಳಾಗಿ ಬಿಟ್ಟರು.

46. ಸಾಲಿಹರು, "ನನ್ನ ಜನಾಂಗದವರೇ, ಒಳಿತಿಗಿಂತ ಮೊದಲು ಕೆಡುಕಿಗಾಗಿ ತ್ವರ ಮಾಡುವಿರೇಕೆ? ನಿಮ್ಮ ಮೇಲೆ ಕೃಪೆ ತೋರುವಂತಾಗಲು ನೀವು ಅಲ್ಲಾಹನೊಡನೆ ಕ್ಷಮಾಯಾಚನೆ ಮಾಡುವುದಿಲ್ಲವೇಕೆ?" ಎಂದರು.

47. ಆಗ ಅವರು, "ನಾವು ನಿನ್ನನ್ನೂ, ನಿನ್ನ ಜೊತೆಗಾರರನ್ನೂ ಅಪಶಕುನವಾಗಿ ಕಂಡಿದ್ದೇವೆ" ಎಂದರು. ಅದಕ್ಕೆ ಸಾಲಿಹರು, "ನಿಮ್ಮ ಶುಭಾಶುಭ ಶಕುನಗಳ ಮೂಲ ಅಲ್ಲಾಹನ ಬಳಿ ಇದೆ. ವಾಸ್ತವದಲ್ಲಿ ನಿಮ್ಮೆಲ್ಲರ ಪರೀಕ್ಷೆ ನಡೆಯುತ್ತಲಿದೆ" ಎಂದು ಉತ್ತರಿಸಿದರು.

48. ಆ ನಗರದಲ್ಲಿ ಒಂಭತ್ತು ಗುಂಪಿನವರಿದ್ದರು. ಅವರು ನಾಡಿನೊಳಗೆ ಗೊಂದಲ ಹಬ್ಬಿಸುತ್ತಿದ್ದರು ಮತ್ತು ಯಾವ ಸುಧಾರಣಾ ಕಾರ್ಯವನ್ನೂ ಮಾಡುತ್ತಿರಲಿಲ್ಲ.

9. ಅರ್ಥಾತ್- ಈ ಪವಾಡವನ್ನು ನೋಡುವ ಮೊದಲೇ ನಮಗೆ ತಿಳಿದಿದ್ದ ಹ. ಸುಲೈಮಾನರ(ಅ) ಗುಣವಿಶೇಷತೆ ಮತ್ತು ವಿವರಣೆಗಳಿಂದಾಗಿ ಅವರು ಅಲ್ಲಾಹನ ಪ್ರವಾದಿಯಾಗಿದ್ದಾರೆ. ಕೇವಲ ಒಂದು ಸಾಮ್ರಾಜ್ಯದ ಆಡಳಿತಾಧಿಕಾರಿ ಮಾತ್ರವಲ್ಲ ಎಂದು ನಮಗೆ ಖಾತ್ರಿಯಾಗಿತ್ತು.

مِنْ قَبْلِهَا وَ كُنَّا مُسْلِمِينَ ﴿٤٧﴾

وَصَدَّهَا مَا كَانَتْ تَعْبُدُ مِنْ دُونِ اللَّهِ
إِنَّهَا كَانَتْ مِنْ قَوْمٍ كَافِرِينَ ﴿٤٨﴾

قِيلَ لَهَا ادْخُلِي الصَّرْحَ فَلَمَّا رَأَتْهُ
حَسِبَتْهُ لُجَّةً وَ كَشَفَتْ عَنْ سَاقَيْهَا
قَالَ إِنَّكَ صَرْحٌ مُمَرَّدٌ مِنْ قَوَارِيرَ
قَالَتْ رَبِّ إِنِّي ظَلَمْتُ نَفْسِي وَ أَسَلْتُ
مَعَ سُلَيْمَانَ لِلَّهِ رَبِّ الْعَالَمِينَ ﴿٤٩﴾

وَ لَقَدْ أَرْسَلْنَا إِلَى شُعُودٍ آخَاهُمْ
صَاحِبًا أَنْ أَعْبُدُوا اللَّهَ فَإِذَا هُمْ
فَرِيقٌ يَخْتَصِمُونَ ﴿٥٠﴾

قَالَ يَقَوْمٍ لِمَ تَسْتَعْجِلُونَ بِالسَّيِّئَةِ
قَبْلَ الْحَسَنَةِ لَوْلَا تَسْتَغْفِرُونَ اللَّهَ
لَعَلَّكُمْ تُرْحَمُونَ ﴿٥١﴾

قَالُوا أَطِيرْنَا بِكَ وَ بَيْنَ مَعَكَ
قَالَ ظَهَرَ لَكُمْ عِنْدَ اللَّهِ بَلْ أَنْتُمْ
قَوْمٌ تُفْتَنُونَ ﴿٥٢﴾

وَ كَانَ فِي الْمَدِينَةِ تِسْعَةٌ رَهْطٍ
يُفْسِدُونَ فِي الْأَرْضِ وَ لَا يُصْلِحُونَ ﴿٥٣﴾

49. ಅವರು ಪರಸ್ಪರ ಹೀಗೆಂದರು; "ನಾವು ಸಾಲಿಹ್ ಮತ್ತು ಅವನ ಮನೆಯವರ ಮೇಲೆ ನಿಶಾಕ್ರಮಣಗೈದು ಕೊಲ್ಲುವೆವೆಂದು ದೇವನಾಣೆ ಹಾಕಿ ಪ್ರತಿಜ್ಞೆ ಮಾಡಿಕೊಳ್ಳಿರಿ. ಅನಂತರ ಅವನ ಆಶ್ರಯದಾತನೊಡನೆ ಆ ಕುಟುಂಬವು ನಾಶಗೊಂಡ ಸಂದರ್ಭದಲ್ಲಿ ನಾವಿರಲೇ ಇಲ್ಲ, ನಾವು ನಿಜವನ್ನೇ ಹೇಳುತ್ತೇವೆ ಎಂದು ಹೇಳೋಣ."¹⁰

قَالُوا تَقَاسَمُوا بِاللَّهِ لَنُبَيِّتَنَّهُ وَأَهْلَهُ
ثُمَّ لَنَقُولَنَّ لِوَلِيِّهِ مَا شَهِدْنَا مَهْلِكَ
أَهْلِهِ وَإِنَّا لَصَادِقُونَ ﴿٤٩﴾

50. ಈ ಕುತಂತ್ರವನ್ನು ಅವರು ಹೂಡಿದರು ಮತ್ತು ಒಂದು ಪ್ರತಿ ತಂತ್ರವನ್ನು ನಾವೂ ಹೂಡಿದೆವು. ಅದು ಅವರಿಗೆ ತಿಳಿದಿರಲಿಲ್ಲ.

وَمَكْرُؤٌ مَّكْرًا وَمَكْرُؤٌ مَّكْرًا
هُم لَّا يَشْعُرُونَ ﴿٥٠﴾

51. ಅವರ ಕುತಂತ್ರದ ಪರಿಣಾಮ ಏನಾಯಿತೆಂದು ಇದೀಗ ನೋಡಿ ಕೊಳ್ಳಿರಿ. ನಾವು ಅವರನ್ನೂ ಅವರ ಇಡೀ ಜನಾಂಗವನ್ನೂ ನಾಶಗೊಳಿಸಿ ಬಿಟ್ಟೆವು.

فَانظُرْ كَيْفَ كَانَ عَاقِبَةُ مَكْرِهِمْ
إِنَّا دَمَّرْنَاهُمْ وَقَوْمَهُمْ أَجْمَعِينَ ﴿٥١﴾

52. ಅವರು ಮಾಡುತ್ತಿದ್ದ ಅಕ್ರಮದ ಫಲವಾಗಿ ಅದೋ ಅವರ ಮನೆಗಳು ಪಾಳುಬಿದ್ದಿವೆ. ತಿಳುವಳಿಕೆ ಇರುವವರಿಗೆ ಇದರಲ್ಲೊಂದು ನಿರರ್ಥನವಿದೆ.

فَتِلْكَ بُيُوتُهُمْ خَاوِيَةً بِمَا ظَلَمُوا
إِنَّ فِي ذَٰلِكَ لَآيَةً لِّقَوْمٍ يَعْلَمُونَ ﴿٥٢﴾

53. ಮತ್ತು ಸತ್ಯವಿಶ್ವಾಸವಿರಿಸಿಕೊಂಡಿದ್ದವರನ್ನೂ ಆಚ್ಛೋಲ್ಲಂಘನೆಯಿಂದ ದೂರವಿದ್ದವರನ್ನೂ ನಾವು ರಕ್ಷಿಸಿದೆವು.

وَأَنْجَيْنَا الَّذِينَ آمَنُوا وَكَانُوا
يَتَّقُونَ ﴿٥٣﴾

54. ಮತ್ತು ಲೂತರನ್ನು ನಾವು ಕಳುಹಿಸಿದೆವು. ಅವರು ತಮ್ಮ ಜನಾಂಗದವರೊಡನೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ; "ನೀವು ಕಣ್ಣಾರೆ ಕಾಣುತ್ತ ದುಷ್ಟತ್ಯವೆಸಗುತ್ತೀರಾ?"¹¹

وَلُوطًا إِذْ قَالَ لِقَوْمِهِ أَتَأْتُونَ
الْفَاحِشَةَ وَأَنتُمْ تُبْصِرُونَ ﴿٥٤﴾

55. ಸ್ತ್ರೀಯರನ್ನು ಬಿಟ್ಟು ಪುರುಷರ ಬಳಿಗೆ ಕಾಮಾಪೇಕ್ಷೆ ನೀಗಿಸಲಿಕ್ಕಾಗಿ ಹೋಗುವುದೇ ನಿಮ್ಮ ಚಾಳಿಯೇ? ವಾಸ್ತವದಲ್ಲಿ ನೀವು ಅತ್ಯಂತ ತಿಳಿಗೇಡಿ ಕಾರ್ಯವನ್ನೆಸಗುತ್ತೀರಿ."

أَيُّكُمْ لَتَأْتُونَ الرِّجَالَ شَهْوَةً
مِّنْ دُونِ النِّسَاءِ بَلْ أَنْتُمْ
قَوْمٌ تَجْهَلُونَ ﴿٥٥﴾

10. ಅರ್ಥಾತ್- ಹ. ಸಾಲಿಹ್(ಅ) ಗೋತ್ರದ ಸರದಾರರೊಡನೆ ಪುರಾತನ ಕಾಲದ ಪದ್ಧತಿಯಂತೆ ಅವರಿಗೆ ತಮ್ಮ ಗೋತ್ರದ ಪರವಾಗಿ ರಕ್ತ ಪರಿಹಾರ ಕೇಳುವ ಹಕ್ಕಿತ್ತು. ಇದು ಪ್ರವಾದಿವರ್ಯರ(ಸ) ಕಾಲದಲ್ಲಿ ಅವರ ಚಿಕ್ಕಪ್ಪ ಅಬೂತಾಲಿಬ್(ಅ) ಇದ್ದ ಸ್ಥಾನಕ್ಕೆ ಸಮಾನವಾಗಿದೆ. ಪ್ರವಾದಿವರ್ಯರನ್ನು(ಸ) ಕೊಲೆ ಮಾಡಿದರೆ ಬನೀಹಾಶಿಮ್ ಗೋತ್ರದ ಸರದಾರ ಅಬೂತಾಲಿಬ್(ಅ) ತಮ್ಮ ಗೋತ್ರದ ಪರವಾಗಿ ರಕ್ತ ಪರಿಹಾರದ ಹಕ್ಕು ಯಾಚಿಸಬಹುದೆಂಬ ಭಯದಿಂದಲೇ ಕುರೈಶ್ ಪೈಕಿಯ ಸತ್ಯನಿಷೇಧಿಗಳು ತಮ್ಮನ್ನು ತಡೆದಿರಿಸಿಕೊಂಡಿದ್ದರು.

11. ಅರ್ಥಾತ್- ಪರಸ್ಪರ ಎದುರಿನಲ್ಲೇ ಕೆಟ್ಟ ಕೆಲಸ ಮಾಡುತ್ತೀರಿ. ಮುಂದೆ ಸೂರ; ಅಂಕಬೂತ್‌ನ 29ನೆಯ ಸೂಕ್ತದಲ್ಲೂ ಅವರು ತಮ್ಮ ಸಭೆಗಳಲ್ಲಿ ಈ ರೀತಿಯ ದುಷ್ಟತ್ಯವೆಸಗುತ್ತಿದ್ದರು ಎಂದು ಸ್ಪಷ್ಟಪಡಿಸಲಾಗಿದೆ.

56. ಆದರೆ ಅವರ ಜನಾಂಗದ ಉತ್ತರವು- "ಊತರ ಮನೆಯವರನ್ನು ನಿಮ್ಮ ನಾಡಿನಿಂದ ಹೊರಕ್ಕೆಟ್ಟಿ ಬಿಡಿರಿ. ಮಹಾ ಪರಿಶುದ್ಧರಾಗ ಹೊರಟಿದ್ದಾರವರು!" ಎಂದಿಷ್ಟೇ ಹೊರತು ಬೇರೇನೂ ಆಗಿರಲಿಲ್ಲ.

فَمَا كَانَ جَوَابَ قَوْمِهِ إِلَّا أَنْ قَالُوا
أَخْرِجُوا آلَ لُوطٍ مِّنْ قَرْيَتِكُمْ
إِنَّهُمْ أَنَا سَيِّئَاتُهُمْ ۖ

57. ಕೊನೆಗೆ ನಾವು ಅವರನ್ನೂ ಅವರ ಮನೆಯವರನ್ನೂ- ಅವರ ಪತ್ನಿಯನ್ನು ಹೊರತುಪಡಿಸಿ- ರಕ್ಷಿಸಿದೆವು. ಅವಳು ಹಿಂದೆ ಉಳಿಯುವವಳಾಗಿರಬೇಕು ಎಂಬುದನ್ನು ನಾವು ನಿರ್ಧರಿಸಿ ಬಿಟ್ಟಿದ್ದೆವು.

فَأَنْجَيْنَاهُ وَأَهْلَهُ إِلَّا امْرَأَتَهُ
قَدَّرْنَا لَهَا مِنَ الْغَابِرِينَ ۖ

58. ಮತ್ತು ನಾವು ಅವರ ಮೇಲೆ ಒಂದು ಮಳೆ ಸುರಿಸಿದೆವು. ಎಚ್ಚರಿಕೆ ನೀಡಲ್ಪಟ್ಟವರ ಪಾಲಿಗೆ ಅದು ಅತ್ಯಂತ ಕೆಟ್ಟ ಮಳೆಯಾಗಿತ್ತು.

وَأَمْطَرْنَا عَلَيْهِمْ مَطَرًا ۖ فَسَاءَ
مَطَرُ الْمُنْذَرِينَ ۖ

59. (ಪೈಗಂಬರರೇ) ಪ್ರಶಂಸೆಗಳೆಲ್ಲ ಅಲ್ಲಾಹನಿಗೆ ಮತ್ತು ಅವನು ಪುನೀತಗೊಳಿಸಿದ ಅವನ ದಾಸರ ಮೇಲೆ ಶಾಂತಿ ಇರಲೆಂದು ಹೇಳಿರಿ. (ಇವರೊಡನೆ ಕೇಳಿರಿ) ಅಲ್ಲಾಹನು ಉತ್ತಮನೋ ಅಥವಾ ಇವರು ಅವನ ಸಹಭಾಗಿಗಳಾಗಿ ಮಾಡುವ ಆರಾಧ್ಯರುಗಳು ಉತ್ತಮರೋ?

قُلِ الْحَمْدُ لِلَّهِ وَسَلَامٌ عَلَىٰ عِبَادِهِ
الَّذِينَ اصْطَفَىٰ ۗ اللَّهُ خَيْرٌ مَّا
يُشْرِكُونَ ۖ

60. *ಆಕಾಶಗಳನ್ನೂ ಭೂಮಿಯನ್ನೂ ಸೃಷ್ಟಿಸಿದವನೂ ನಿಮಗಾಗಿ ಆಕಾಶದಿಂದ ನೀರನ್ನು ಸುರಿಸಿದವನೂ ತನ್ಮೂಲಕ ನಿಮ್ಮಿಂದ ಬೆಳೆಸಲು ಸಾಧ್ಯವಿಲ್ಲದ ಮರಗಳಿರುವ ಸುಂದರ ಉದ್ಯಾನಗಳನ್ನು ಬೆಳೆಸಿದವನೂ ಯಾರು? ಅಲ್ಲಾಹನೊಂದಿಗೆ ಇತರ ದೇವರೂ (ಈ ಕಾರ್ಯಗಳಲ್ಲಿ ಸಹಭಾಗಿಯಾಗಿ) ಇರುವರೇ? (ಇಲ್ಲ.) ವಾಸ್ತವದಲ್ಲಿ ಇವರೇ ನೇರ ಮಾರ್ಗದಿಂದ ಸರಿದು ನಡೆಯುತ್ತಿದ್ದಾರೆ.

أَمْ مَن خَلَقَ السَّمَوَاتِ وَالْأَرْضَ وَ
أَنْزَلَ لَكُم مِّنَ السَّمَاءِ مَاءً ۖ فَتُبْتَئَاتُ بِهِ
حَدَائِقُ ذَاتِ بَهْجَةٍ ۖ مَا كَانَ لَكُمْ
أَنْ تُبْتِنُوا شَجَرَهَا ۖ إِنَّهُ مَعَ اللَّهِ
بَلْ هُمْ قَوْمٌ يَعِدُونَ ۖ

61. ಭೂಮಿಯನ್ನು ವಾಸಸ್ಥಾನವನ್ನಾಗಿ ಮಾಡಿದವನೂ ಅದರೊಳಗೆ ನದಿಗಳನ್ನು ಹರಿಸಿದವನೂ ಅದರಲ್ಲಿ (ಪರ್ವತಗಳ) ಮೊಳೆಗಳನ್ನು ನಾಟಿದವನೂ ಎರಡು ಜಲಾಗಾರಗಳ ಮಧ್ಯೆ ತಡೆಯನ್ನಿರಿಸಿದವನೂ ಯಾರು? ಅಲ್ಲಾಹನೊಂದಿಗೆ ಇತರ ದೇವರೂ (ಈ ಕಾರ್ಯಗಳಲ್ಲಿ ಸಹಭಾಗಿಯಾಗಿ) ಇರುವರೇ? ಇಲ್ಲ; ಆದರೆ ಇವರಲ್ಲಿ ಹೆಚ್ಚಿನವರು ತಿಳಿಗೇಡಿಗಳು.

أَمْ مَن جَعَلَ الْأَرْضَ قَرَارًا وَجَعَلَ
خِلَالَهَا أَنْهَارًا وَجَعَلَ لَهَا رَوَاسِيَ وَ
جَعَلَ بَيْنَ الْبَحْرَيْنِ حَاجِزًا ۗ إِنْ
مَعَ اللَّهِ بَلْ أَكْثَرُهُمْ لَا يَعْلَمُونَ ۖ

62. ಕಳವಳಗೊಂಡವನು ಅವನನ್ನು ಪ್ರಾರ್ಥಿಸಿದಾಗ ಅವನ

أَمْ مَن يُجِيبُ الْمُضْطَرَّ إِذَا دَعَاهُ وَيَكْشِفُ

* ಇಲ್ಲಿಂದ 20ನೆಯ ಕಾಂಡ ಆರಂಭ.

ಪ್ರಾರ್ಥನೆಯನ್ನು ಆಲಿಸುವವನಾರು? ಅವನ ಸಂಕಷ್ಟವನ್ನು ನಿವಾರಿಸುವವನು ಯಾರು? ಮತ್ತು ನಿಮ್ಮನ್ನು ಭೂಮಿಯ ಪ್ರತಿ ನಿಧಿಯಾಗಿ ಮಾಡುವವನು ಯಾರು? ಅಲ್ಲಾಹನೊಂದಿಗೆ ಇತರ ದೇವರೂ (ಈ ಕಾರ್ಯವನ್ನೆಸಗಲು) ಇರುವರೇ? ನೀವು ಅಲ್ಪವೇ ವಿವೇಚಿಸುತ್ತೀರಿ.

63. ನೆಲ ಹಾಗೂ ಸಾಗರಗಳ ಅಂಧಕಾರಗಳಲ್ಲಿ ನಿಮಗೆ ದಾರಿ ತೋರಿಸುವವನೂ ತನ್ನ ಕೃಪೆಗಿಂತ ಮುಂಚಿತವಾಗಿ ಮಾರುತಗಳನ್ನು ಸುವಾರ್ತೆಯೊಂದಿಗೆ ಕಳುಹಿಸುವವನೂ ಯಾರು? ಅಲ್ಲಾಹ ನೊಂದಿಗೆ ಇತರ ದೇವರೂ ಇರುವರೇ? ಅಲ್ಲಾಹನು ಇವರು ಮಾಡುತ್ತಿರುವ 'ದೇವ ಸಹಭಾಗಿತ್ವ'ಗಿಂತ ಮಹೋನ್ನತನು.

64. ಸೃಷ್ಟಿಯನ್ನಾರಂಭಿಸುವವನೂ ಆ ಬಳಿಕ ಅದರ ಪುನರಾವರ್ತನೆ ಮಾಡುವವನೂ ಯಾರು? ನಿಮಗೆ ಆಕಾಶಗಳಿಂದಲೂ ಭೂಮಿ ಯಿಂದಲೂ ಜೀವನಾಧಾರ ಕೊಡುವವನಾರು? ಅಲ್ಲಾಹನ ಜೊತೆ ಇತರ ದೇವರೂ(ಈ ಕಾರ್ಯಗಳಲ್ಲಿ ಪಾಲುದಾರರಾಗಿ) ಇರುವರೇ? ಹೇಳಿರಿ- ನೀವು ಸತ್ಯವಾದಿಗಳಾಗಿದ್ದರೆ ಪುರಾವೆಗಳನ್ನು ತನ್ನಿರಿ.

65. ಇವರೊಡನೆ ಹೇಳಿರಿ: ಭೂಮಿ-ಆಕಾಶಗಳಲ್ಲಿ, ಪರೋಕ್ಷದ ಜ್ಞಾನ ವುಳ್ಳವರು ಅಲ್ಲಾಹನ ಹೊರತು ಯಾರೂ ಇಲ್ಲ ಮತ್ತು ಅವರಿ ಗಂತೂ (ಆ ನಿಮ್ಮ ಆರಾಧ್ಯರಿಗಂತೂ) ಅವರು ಯಾವಾಗ ಎಬ್ಬಿಸಲ್ಪಡುವರೆಂಬುದೂ ತಿಳಿದಿಲ್ಲ.

66. ವಾಸ್ತವದಲ್ಲಿ ಪರಲೋಕದ ಬಗೆಗಿರುವ ಜ್ಞಾನವೇ ಇವರಿಂದ ಕಳೆದು ಹೋಗಿದೆ. ಅಲ್ಲ, ಇವರು ಅದರ ಬಗ್ಗೆ ಸಂದೇಹದಲ್ಲಿ ದ್ದಾರೆ. ಅಲ್ಲ, ಇವರು ಅದರಿಂದ ಕುರುಡರಾಗಿದ್ದಾರೆ.

67. ಈ ಸತ್ಯನಿಷೇಧಿಗಳು ಹೇಳುತ್ತಾರೆ, "ನಾವೂ ನಮ್ಮ ಪೂರ್ವಿಕರೂ ಮಣ್ಣಾಗಿ ಹೋದ ಬಳಿಕ ನಿಜಕ್ಕೂ ನಮ್ಮನ್ನು ಸಮಾಧಿಗಳಿಂದ ಹೊರ ತರಲಾಗುವುದೇ?

68. ಇಂತಹ ವಾಗ್ಧಾನಗಳು ನಮಗೂ ತುಂಬಾ ಕೊಡಲ್ಪಟ್ಟಿವೆ ಮತ್ತು ಹಿಂದೆ ನಮ್ಮ ಪೂರ್ವಿಕರಿಗೂ ಕೊಡಲ್ಪಟ್ಟಿದ್ದುವು, ಆದರೆ ಇವೆಲ್ಲ ಗತ ಕಾಲಗಳಿಂದಲೇ ಕೇಳುತ್ತ ಬಂದಿರುವ ಬರಿಯ ಕಟ್ಟುಕತೆಗಳೇ ಆಗಿರುತ್ತವೆ."

السُّمُومِ وَيَجْعَلُكُمْ خُلَفَاءَ الْأَرْضِ ۗ وَاللَّهُ مَعَهُ قَلِيلًا مَّا تَدَّكَّرُونَ ﴿٦٣﴾

أَمْ نَيِّهْدِيكُمْ فِي ظُلُمَاتٍ لَّيْلٍ وَالنَّجْمِ وَمَنْ يُرْسِلُ الرِّيحَ بُشْرًا بَيْنَ يَدَيْ رَاحَتِهِ ۗ وَاللَّهُ تَعَالَى اللَّهُ عَمَّا يُشْرِكُونَ ﴿٦٤﴾

أَمْ نَيِّبُدُّوُ الْخَلْقَ ثُمَّ نَعِيدُهُ وَمَنْ يَّرْسُرُكُمْ مِنَ السَّمَاءِ وَالْأَرْضِ ۗ وَاللَّهُ مَعَهُ قَلِيلٌ مَّا تَدَّكَّرُونَ ۗ إِنَّ كَيْدَ نَصْرِكُمْ صَٰدِقِينَ ﴿٦٥﴾

قُلْ لَا يَعْلَمُ مَنْ فِي السَّمٰوٰتِ وَالْاَرْضِ الْغَيْبَ اِلَّا اللّٰهُ وَمَا يَشْعُرُونَ اَيَّٰنَ يُبْعَثُونَ ﴿٦٦﴾

بَلِ ادْرٰكِ عَلَيْهِمْ فِي الْاٰخِرَةِ ۗ بَلْ هُمْ فِي شَكٍّ مِنْهَا ۗ بَلْ هُمْ عَنْهَا مُعْمَوْنَ ﴿٦٧﴾

وَقَالَ الَّذِيْنَ كَفَرُوْا اِذَا كُنَّا تُرَابًا وَّ اَبَآؤُنَا اَبَآؤُنَا لَمْ نَحْرَجُوْنَ ﴿٦٨﴾

لَقَدْ وُعِدْنَا هٰذَا نَحْنُ وَاٰبَاؤُنَا مِنْ قَبْلُ ۗ اِنْ هٰذَا اِلَّا اَسَاطِيْرُ الْاَوَّلِيْنَ ﴿٦٩﴾

69. "ಭೂಮಿಯ ಮೇಲೆ ಒಂದಿಷ್ಟು ಸಂಚಾರ ಮಾಡಿ ಅಪರಾಧಿಗಳ ಪರಿಣಾಮ ಏನಾಗಿತ್ತೆಂದು ನೋಡಿರಿ" ಎಂದು ಹೇಳಿರಿ.

قُلْ سِيرُوا فِي الْأَرْضِ فَانظُرُوا كَيْفَ
كَانَ عَاقِبَةُ الْمُجْرِمِينَ ﴿٦٩﴾

70. ಪೈಗಂಬರರೇ, ಇವರ ಅವಸ್ಥೆಗೆ ಮರುಗಬೇಡಿರಿ ಮತ್ತು ಇವರ ಸಂಚುಗಳ ಬಗ್ಗೆ ವ್ಯಾಕುಲಗೊಳ್ಳಬೇಡಿರಿ.

وَلَا تَحْزَنُوا عَلَيْهِمْ وَلَا تَكُنْ فِي ضَيْقٍ
مِّمَّا يَكْرَهُونَ ﴿٧٠﴾

71. ಅವರು, "ನೀವು ಸತ್ಯವಾದಿಗಳಾಗಿದ್ದರೆ ಈ ಬೆದರಿಕೆ ಈಡೇರುವುದು ಯಾವಾಗ?" ಎನ್ನುತ್ತಾರೆ.

وَيَقُولُونَ مَتَى هَذَا الْوَعْدُ إِن
كُنْتُمْ صَادِقِينَ ﴿٧١﴾

72. "ನೀವು ಯಾವ ಯಾತನೆಗಾಗಿ ತವಕ ಪಡುತ್ತಿರುವಿರೋ ಅದರ ಒಂದಂಶವು ನಿಮ್ಮ ಹತ್ತಿರವೇ ಬಂದು ಬಿಟ್ಟಿರಲೂಬಹುದು" ಎಂದು ಹೇಳಿರಿ.

قُلْ عَسَى أَنْ يَكُونَ رَدُنْ لَكُمْ
بَعْضُ الَّذِي تَسْتَعْجِلُونَ ﴿٧٢﴾

73. ನಿಶ್ಚಯವಾಗಿಯೂ ನಿಮ್ಮ ಪ್ರಭು ಜನರ ಮೇಲೆ ಮಹಾ ಅನುಗ್ರಹಶಾಲಿ. ಆದರೆ ಹೆಚ್ಚಿನವರು ಕೃತಜ್ಞತೆ ತೋರುವುದಿಲ್ಲ.

وَإِنَّ رَبَّكَ لَذُو فَضْلٍ عَلَى النَّاسِ
وَلَكِنَّ أَكْثَرَهُمْ لَا يَشْكُرُونَ ﴿٧٣﴾

74. ಅವರ ಹೃದಯಗಳು ತಮ್ಮೊಳಗೆ ಬಚ್ಚಿಟ್ಟುಕೊಂಡಿರುವುದನ್ನೂ ಅವರು ಪ್ರಕಟಗೊಳಿಸುತ್ತಿರುವುದನ್ನೂ ಖಂಡಿತವಾಗಿಯೂ ನಿಮ್ಮ ಪ್ರಭು ಚೆನ್ನಾಗಿ ಬಲ್ಲನು.

وَإِنَّ رَبَّكَ لَيَعْلَمُ مَا تُكِنُّ صُدُورُهُمْ
وَمَا يُعْلِنُونَ ﴿٧٤﴾

75. ಭೂಮಿ, ಆಕಾಶಗಳಲ್ಲಿ ಒಂದು ಸುವ್ಯಕ್ತ ಗ್ರಂಥದಲ್ಲಿ ಬರೆಯಲ್ಪಡದ ಯಾವ ಸುಪ್ತವಸ್ತುವೂ ಇಲ್ಲ.¹²

وَمَا مِنْ غَائِبَةٍ فِي السَّمَاءِ وَالْأَرْضِ
إِلَّا فِي كِتَابٍ مُبِينٍ ﴿٧٥﴾

76. ನಿಶ್ಚಯವಾಗಿಯೂ ಈ ಕುರ್ಆನ್ ಬನೀಇಸ್ರಾಹೀಲಿಗೆ ಅವರು ಭಿನ್ನಾಭಿಪ್ರಾಯವಿರಿಸಿ ಕೊಂಡಿರುವ ಹೆಚ್ಚಿನ ವಿಷಯಗಳ ವಸ್ತುಸ್ಥಿತಿ ಯನ್ನು ತೋರಿಸಿ ಕೊಡುತ್ತದೆ.

إِنَّ هَذَا الْقُرْآنَ يَفُضُّ عَلَىٰ بَنِي إِسْرَائِيلَ
أَكْثَرَ الَّذِي هُمْ فِيهِ يَخْتَلِفُونَ ﴿٧٦﴾

77. ಮತ್ತು ಇದು ಸತ್ಯವಿಶ್ವಾಸಿಗಳ ಪಾಲಿಗೆ ಮಾರ್ಗದರ್ಶನವೂ ಕೃಪೆಯೂ ಆಗಿದೆ.

وَإِنَّهُ لَهُدًى وَرَحْمَةٌ لِّلْمُؤْمِنِينَ ﴿٧٧﴾

78. ನಿಶ್ಚಯವಾಗಿಯೂ (ಇದೇ ರೀತಿಯಲ್ಲಿ) ನಿಮ್ಮ ಪ್ರಭು ತನ್ನ ಅಪ್ಪಣೆಯಿಂದ ಇವರೊಳಗೂ¹³ ತೀರ್ಮಾನ ಮಾಡಿ ಬಿಡುವನು. ಅವನು ಮಹಾ ಪ್ರಬಲನೂ ಸರ್ವಜ್ಞನೂ ಆಗಿರುತ್ತಾನೆ.

إِنَّ رَبَّكَ يَقْضِي بَيْنَهُم بِحُكْمِهِ
وَهُوَ الْعَزِيزُ الْعَلِيمُ ﴿٧٨﴾

12. ಸುಸ್ಪಷ್ಟ ಗ್ರಂಥವೆಂದರೆ ವಿಧಿಯ ದಾಖಲೆ.

13. ಅರ್ಥಾತ್- ಕುರೈಶರ ಪೈಕಿಯ ಸತ್ಯನಿಷೇಧಿಗಳು ಮತ್ತು ಸತ್ಯವಿಶ್ವಾಸಿಗಳ ನಡುವೆ.

79. ಆದುದರಿಂದ ಪೈಗಂಬರರೇ, ಅಲ್ಲಾಹನ ಮೇಲೆ ಭರವಸೆ ಇಡಿರಿ. ನಿಶ್ಚಯವಾಗಿಯೂ ನೀವು ಸುಸ್ವಪ್ನ ಸತ್ಯದಲ್ಲಿದ್ದೀರಿ.

﴿تَوَكَّلْ عَلَى اللَّهِ إِنَّكَ عَلَى الْحَقِّ الْمُبِينِ﴾⁷⁹

80. ನೀವು ಮೃತರಿಗೆ ಕೇಳಿಸಲಾರಿರಿ,¹⁴ ಬೆನ್ನು ತಿರುಗಿಸಿ ಓಡಿ ಹೋಗುತ್ತಿರುವ ಕಿವುಡರವರೆಗೂ ನಿಮ್ಮ ಕೂಗನ್ನು ಮುಟ್ಟಿಸಲಾರಿರಿ.

﴿إِنَّكَ لَا تَسْمِعُ الْمَوْتَىٰ وَلَا تَسْمِعُ الصُّمَّ
الدُّعَاءَ إِذَا وَكُؤًا مُدْبِرِينَ﴾⁸⁰

81. ಮತ್ತು ಕುರುಡರಿಗೆ ದಾರಿ ತೋರಿಸಿ ಅವರನ್ನು ದಾರಿ ತಪ್ಪುವುದರಿಂದ ರಕ್ಷಿಸಲಾರಿರಿ. ನೀವು ನಮ್ಮ ಸೂಕ್ತಗಳ ಮೇಲೆ ವಿಶ್ವಾಸವಿರಿಸುವವರಿಗೆ ಹಾಗೂ ಆಜ್ಞಾನುಸರಣೆ ಮಾಡುವವರಿಗೆ ಮಾತ್ರ ನಿಮ್ಮ ಮಾತನ್ನು ಕೇಳಿಸಬಲ್ಲೀರಿ.

﴿وَمَا أَنْتَ بِهَادِي الْعُمْيٰ عَنْ ضَلَالَتِهِمْ
إِنْ سَأِمِ الْآمَنُ يُؤْمِنُ بِآيَاتِنَا
فَهُمْ مُّسْلِمُونَ﴾⁸¹

82. ನಮ್ಮ ವಚನವು ಪೂರ್ಣಗೊಳ್ಳುವ ಕಾಲವು ಅವರ ಮೇಲೆ ಬಂದು ಮುಟ್ಟಿದಾಗ ನಾವು ಅವರಿಗಾಗಿ ಒಂದು ಪ್ರಾಣಿಯನ್ನು ನೆಲದಿಂದ ಹೊರ ತರುವೆವು. ಜನರು ನಮ್ಮ ಸೂಕ್ತಗಳನ್ನು ನಂಬುತ್ತಿರಲಿಲ್ಲವೆಂದು ಅದು ಅವರೊಡನೆ ಮಾತಾಡುವುದು.¹⁵

﴿وَإِذَا وَقَعَ الْقَوْلُ عَلَيْهِمْ أَخْرَجْنَا لَهُمْ
دَابَّةً مِّنَ الْأَرْضِ تُكَلِّمُهُمْ أَنَّ
النَّاسَ كَانُوا بِآيَاتِنَا لَا يُوقِنُونَ﴾⁸²

83. ನಾವು ಪ್ರತಿಯೊಂದು ಸಮುದಾಯದಿಂದ ನಮ್ಮ ಸೂಕ್ತಗಳನ್ನು ಸುಳ್ಳಾಗಿಸುತ್ತಿದ್ದ ಒಂದು ಸೇನೆಯನ್ನೇ ಸುತ್ತುಗಟ್ಟಿ ತರುವ ದಿನವನ್ನು ಊಹಿಸಿರಿ. ತರುವಾಯ ಅವರನ್ನು (ಅವರ ವಿಧಗಳಿಗನುಸಾರ ವರ್ಗಗಳಾಗಿ) ವಿಂಗಡಿಸಲಾಗುವುದು.

﴿وَيَوْمَ نَحْشُرُ مِنْ كُلِّ أُمَّةٍ فَوْجًا
مِّمَّنْ يُكْفِرُ بِآيَاتِنَا فَهُمْ يُوزَعُونَ﴾⁸³

84. ಹೀಗೆ ಎಲ್ಲರೂ ಬಂದಾಗ (ಅವರ ಪ್ರಭು ಅವರೊಡನೆ), "ನೀವು ನನ್ನ ಸೂಕ್ತಗಳನ್ನು ಸುಳ್ಳಾಗಿಸಿ ಬಿಟ್ಟಿರಾ? ವಾಸ್ತವದಲ್ಲಿ ನೀವು

﴿حَتَّىٰ إِذَا جَاءُو قَالَ أَكَذَّبْتُم بِآيَاتِي
وَأَمْ تَحْتَضِرُونَهَا عِلْمًا مَّاذَا

14. ಅರ್ಥಾತ್- ಆತ್ಮಸಾಕ್ಷಿ ಸತ್ತು ಹೋಗಿರುವಂತಹ ಜನರು. ತಮ್ಮ ಮೊಂಡುತನ ಮತ್ತು ಸಂಪ್ರದಾಯ ಶರಣತೆಯಿಂದಾಗಿ ಸತ್ಯ-ಮಿಥ್ಯದ ನಡುವಿನ ಅಂತರವನ್ನರಿಯುವ ಸಾಮರ್ಥ್ಯವನ್ನು ಕಳೆದುಕೊಂಡಂತಹ ವ್ಯಕ್ತಿಗಳು.

15. ಭೂಮಿಯಲ್ಲಿ ಒಳಿತಿನ ಆದೇಶಕೊಡುವ ಮತ್ತು ಕೆಡುಕಿನಿಂದ ತಡೆಯುವ ಒಬ್ಬನೇ ಒಬ್ಬ ವ್ಯಕ್ತಿ ಇಲ್ಲದಾಗಿ ಬಿಟ್ಟಾಗ ಇದು ಸಂಭವಿಸುತ್ತದೆ ಎಂದು ಹ. ಇಬ್ನ್ ಉಮರ್(ರ) ಹೇಳಿದ್ದಾರೆ. ಅಬೂಸಕಾದ್ ಖುದ್ರಿಯವರಿಂದ(ರ) ಉದ್ಧತವಾದ ಪ್ರವಾದಿವಚನವೊಂದರಲ್ಲಿ ಅವರು ತಾನು ಇದೇ ಮಾತನ್ನು ಪ್ರವಾದಿವರ್ಯರಿಂದ(ಸ) ಕೇಳಿರುವುದಾಗಿ ಹೇಳಿದ್ದಾರೆ. ಮಾನವರು ಒಳಿತಿನ ಆದೇಶ ಕೊಡುವ ಮತ್ತು ಕೆಡುಕಿನಿಂದ ತಡೆಯುವ ಕೆಲಸವನ್ನು ಬಿಟ್ಟು ಬಿಟ್ಟಾಗ ಅಲ್ಲಾಹನು ಪ್ರಾಣಿಯೊಂದರ ಮೂಲಕ ಕೊನೆಯ ಬಾರಿಗೆ ನೆಪಗಳು ಬಾಕಿಯುಳಿಯದಂತೆ ಆಜ್ಞೆಯನ್ನು ತಲಪಿಸುವನು. ಇದು ಒಂದೇ ಪ್ರಾಣಿಯಾಗಿರುವುದೋ ಅಥವಾ ಹೇರಳ ಸಂಖ್ಯೆಯಲ್ಲಿ ಭೂಮಿಯಲ್ಲಿ ಹರಡಿ ಬಿಡುವ ಒಂದೇ ಬಗೆಯ ಪ್ರಾಣಿಯಾಗಿರುವುದೋ ಎಂಬ ವಿಷಯವನ್ನು ಇಲ್ಲಿ ಸ್ಪಷ್ಟಪಡಿಸಲಾಗಿದೆ. 'ದಾಬ್ಬತುಮ್ಮಿನಲ್ ಅದ್' (ಒಂದು ಪ್ರಾಣಿಯನ್ನು ನೆಲದಿಂದ ಹೊರತರುವೆವು) ಎಂಬ ಪದ ಪ್ರಯೋಗದಲ್ಲಿ ಎರಡೂ ಸಾಧ್ಯತೆಗಳಿಗೆ ಅವಕಾಶವಿದೆ. ಆ ಪ್ರಾಣಿಯು ಹೊರಡುವ ಕಾಲ ಯಾವುದು ಎಂಬ ಕುರಿತು ಪ್ರವಾದಿವರ್ಯರು(ಸ) ಹೀಗೆ ಹೇಳಿದ್ದಾರೆ, "ಸೂರ್ಯ ಪಶ್ಚಿಮದಿಂದ ಉದಯಿಸುವುದು ಮತ್ತು ಒಂದು ದಿನ ಹಾಡುಹಗಲೇ ಈ ಪ್ರಾಣಿ ಹೊರಬರುವುದು" ಪ್ರಾಣಿಯು ಮಾನವರೊಡನೆ ಮಾನವರ ಭಾಷೆಯಲ್ಲಿ ಮಾತನಾಡುವುದು ದೇವಲೀಲೆಯಾಗಿದೆ. ಅವನು ಇಚ್ಛಿಸಿದರೆ ಯಾರಿಗೂ ವಾಕ್‌ಶಕ್ತಿಯನ್ನು ನೀಡಬಲ್ಲನು. ನಿರ್ಣಾಯಕ ದಿನಕ್ಕೆ ಮೊದಲು ಅವನು ಪ್ರಾಣಿಯೊಂದಕ್ಕೆ ಮಾತ್ರ ವಾಕ್‌ಶಕ್ತಿಯನ್ನು ದಯಪಾಲಿಸುವನು. ಆದರೆ ನಿರ್ಣಾಯಕ ದಿನ ಎದುರಾದಾಗ ಅಲ್ಲಾಹನ ನ್ಯಾಯಾಲಯದಲ್ಲಿ ಮಾನವರ ಕಣ್ಣು, ಕಿವಿ ಮತ್ತು ದೇಹದ ಚರ್ಮವೂ ಮಾತನಾಡಲಾರಂಭಿಸುವುದು. ಕುರ್ಆನಿನಲ್ಲಿ ಈ ಕುರಿತು ಸ್ಪಷ್ಟವಾಗಿ ವಿವರಿಸಲಾಗಿದೆ. (ಹಾಮ್‌ಮ್ ಅಸ್ಸಜಾದ್: 20-21)

<p>ಅವುಗಳನ್ನು ಗ್ರಹಿಸಿರಲಿಲ್ಲ. ಇದಲ್ಲವಾದರೆ ನೀವು ಇನ್ನೇನು ಮಾಡುತ್ತಿದ್ದೀರಿ?" ಎಂದು ಕೇಳುವನು.</p>	<p>كُنْتُمْ تَعْمَلُونَ ﴿٤٥﴾</p>
<p>85. ಮತ್ತು ಅವರ ಅಕ್ರಮದ ಕಾರಣದಿಂದ ಅವರ ಮೇಲೆ ಯಾತನೆಯ ವಾಗ್ದಾನವು ಪೂರ್ತಿಗೊಳ್ಳುವುದು. ಆಗ ಅವರು ಏನನ್ನೂ ಹೇಳಲಾರರು.</p>	<p>وَوَقَعَ الْقَوْلُ عَلَيْهِمْ بِمَا ظَلَمُوا فَهُمْ لَا يَنْطِقُونَ ﴿٤٦﴾</p>
<p>86. ನಾವು ರಾತ್ರಿಯನ್ನು ಅವರ ಪ್ರಶಾಂತಿಗಾಗಿಯೂ, ಹಗಲನ್ನು ಅವರಿಗೆ ಪ್ರಕಾಶಮಾನವಾಗಿಯೂ ಮಾಡಿರುವುದು ತೋಚುತ್ತಿರಲಿಲ್ಲವೇ? ಇದರಲ್ಲಿ ಸತ್ಯವಿಶ್ವಾಸವಿಟ್ಟವರಿಗೆ ಅನೇಕ ನಿದರ್ಶನಗಳಿದ್ದುವು.</p>	<p>أَلَمْ يَرَوْا أَنَّا جَعَلْنَا اللَّيْلَ لَيْسَكُنُوا فِيهِ وَالنَّهَارَ مُبْصِرًا ط إِنَّ فِي ذَلِكَ لَآيَاتٍ لِّقَوْمٍ يُؤْمِنُونَ ﴿٤٧﴾</p>
<p>87. ಸೂರ್ (ಕಹಳೆ) ಊದಲ್ಪಡುವ ಹಾಗೂ ಆಕಾಶಗಳಲ್ಲೂ ಭೂಮಿಯಲ್ಲೂ ಇರುವವುಗಳೆಲ್ಲವೂ ದಿಗಿಲುಗೊಳ್ಳುವ ಆ ದಿನ ಹೇಗಿರುವುದು? ಅಲ್ಲಾಹನು ಆ ದಿಗಿಲಿನಿಂದ ರಕ್ಷಿಸಲಿಚ್ಛಿಸುವವರ ಹೊರತು ಮಿಕ್ಕವರೆಲ್ಲರೂ ಕಿವಿಯೊತ್ತಿಕೊಂಡು ಅವನ ಸನ್ನಿಧಿಯಲ್ಲಿ ಹಾಜರಾಗುವರು.</p>	<p>وَيَوْمَ يُنْفَخُ فِي السُّورِ فَفَزِعَ مَنْ فِي السَّمَوَاتِ وَمَنْ فِي الْأَرْضِ إِلَّا مَنْ شَاءَ اللَّهُ ط وَكُلٌّ أَتَوْهُ دُخْرِينَ ﴿٤٨﴾</p>
<p>88. ಇಂದು ನೀವು ಪರ್ವತಗಳನ್ನು ನೋಡುತ್ತೀರಿ ಮತ್ತು ಅವು ಚೆನ್ನಾಗಿ ನಾಟಿಕೊಂಡಿವೆಯೆಂದು ತಿಳಿಯುತ್ತೀರಿ. ಆದರೆ, ಅಂದು ಅವು ಮೋಡಗಳಂತೆ ಹಾರಾಡುತ್ತಿರುವವು. ಇದು ಸಕಲವನ್ನೂ ಯುಕ್ತಿಯೊಂದಿಗೆ ಸುಭದ್ರಗೊಳಿಸಿರುವ ಅಲ್ಲಾಹನ ಮಹಿಮೆಯ ಅದ್ಭುತ ಕಾರ್ಯವಾಗಿರುವುದು. ನೀವೇನು ಮಾಡುತ್ತೀರೆಂಬುದನ್ನು ಅವನು ಚೆನ್ನಾಗಿ ಅರಿತಿರುತ್ತಾನೆ.</p>	<p>وَتَرَى الْجِبَالَ تَحْسَبُهَا جَامِدَةً وَهِيَ تَمُرُّ مَرَّ السَّحَابِ ط صَنَعَ اللَّهُ الَّذِي أَنْتَقَنَ كُلَّ شَيْءٍ ط إِنَّهُ خَيْرٌ بِمَا تَعْمَلُونَ ﴿٤٩﴾</p>
<p>89. ಒಳಿತಿನೊಂದಿಗೆ ಬಂದವನಿಗೆ ಅದಕ್ಕಿಂತ ಉತ್ತಮ ಪ್ರತಿಫಲ ಸಿಗುವುದು, ಇಂತಹವರು ಆ ದಿನದ ದಿಗಿಲಿನಿಂದ ಸುರಕ್ಷಿತ ರಾಗಿರುವರು.</p>	<p>مَنْ جَاءَ بِالْحَسَنَةِ فَلَهُ خَيْرٌ مِنْهَا ط وَهُمْ مِنْ فِرْعَوْنَ يَوْمَ مِيدٍ آمِنُونَ ﴿٥٠﴾</p>
<p>90. ಕೆಡುಕುಗಳೊಂದಿಗೆ ಬರುವವರೆಲ್ಲರೂ ಅಧೋಮುಖವಾಗಿ ನರಕಕ್ಕೆ ಎಸೆಯಲ್ಪಡುವರು. ಮಾಡಿದ್ದನ್ನು ಣ್ಣುವ ಹೊರತು ನೀವು ಇನ್ನಾವುದಾದರೂ ಪ್ರತಿಫಲ ಪಡೆಯಬಲ್ಲೀರಾ?</p>	<p>وَمَنْ جَاءَ بِالسَّيِّئَةِ فَكُبَّتْ وَجْهُهُمْ فِي النَّارِ ط هَلْ تُجْزَوْنَ إِلَّا مَا كُنْتُمْ تَعْمَلُونَ ﴿٥١﴾</p>
<p>91-92. (ಪೈಗಂಬರರೇ), "ನನಗಂತು ಈ ನಗರದ (ಮಕ್ಕಾದ) ಪ್ರಭುವಿನ ಆರಾಧನೆ ಮಾಡಬೇಕೆಂದು ಅಪ್ಪಣೆ ಕೊಡಲಾಗಿದೆ. ಅವನು ಇದನ್ನು</p>	<p>إِنَّمَا أُمِرْتُ أَنْ أَعْبُدَ رَبَّ هَذِهِ الْبَلَدِ الَّذِي حَرَّمَهَا وَلَهُ كُلُّ شَيْءٍ ط وَأُمِرْتُ</p>

'ಸನ್ಮಾನ್ಯ ಸ್ಥಳ' ಆಗಿ ಮಾಡಿರುತ್ತಾನೆ ಮತ್ತು ಅವನು ಸಕಲ ವಸ್ತುಗಳ ಒಡೆಯನಾಗಿದ್ದಾನೆ. ನಾನು ಮುಸ್ಲಿಮ್ (ಶರಣಾಗತ)ನಾಗಿರಬೇಕೆಂದೂ ಕುರ್ಆನನ್ನು ಓದಿ ಹೇಳಬೇಕೆಂದೂ ಆಜ್ಞಾಪಿಸಲ್ಪಟ್ಟಿದ್ದೇನೆ" (ಎಂದು ಹೇಳಿರಿ) ಇನ್ನು ಯಾರು ಸನ್ಮಾರ್ಗವನ್ನನುಸರಿಸುವನೋ ಅವನು ತನ್ನ ಹಿತಕ್ಕಾಗಿಯೇ ಸನ್ಮಾರ್ಗವನ್ನನುಸರಿಸುವನು ಮತ್ತು ಯಾರು ಪಥಭ್ರಷ್ಟನಾಗುವನೋ ಅವನೊಡನೆ, "ನಾನು ಎಚ್ಚರಿಕೆ ನೀಡುವವನು ಮಾತ್ರ" ಎಂದು ಹೇಳಿ ಬಿಡಿರಿ.

93. ಸಕಲ ಸ್ತೋತ್ರಗಳೂ ಅಲ್ಲಾಹನಿಗೆ. ಅವನು ಸದ್ಯವೇ ತನ್ನ ನಿದರ್ಶನಗಳನ್ನು ನಿಮಗೆ ತೋರಿಸಿ ಕೊಡುವನು ಮತ್ತು ನೀವು ಅವುಗಳನ್ನು ಗುರುತಿಸಿಕೊಳ್ಳುವಿರಿ. ನಿಮ್ಮ ಪ್ರಭು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಬೋಧರಹಿತನಲ್ಲವೆಂದೂ ಅವರೊಡನೆ ಹೇಳಿರಿ.

أَنْ أَكُونَ مِنَ الْمُسْلِمِينَ ﴿٩٣﴾
 وَأَنْ أَتْلُوا الْقُرْآنَ فَمَنْ اهْتَدَىٰ
 فَأَنَّمَا يَهْتَدِي لِنَفْسِهِ وَمَنْ ضَلَّ
 فَقُلُوبًا إِنَّمَا أَنَا مِنَ الْمُنذِرِينَ ﴿٩٤﴾

وَقُلِ الْحَمْدُ لِلَّهِ سَيُرِيكُمْ آيَاتِهِ
 فَتَعْرِفُونَهَا وَمَا رَبُّكَ بِغَافِلٍ
 عَمَّا تَعْمَلُونَ ﴿٩٥﴾

- ಮುಂದೆ ನಿನಗೆ ಇದರ ಪ್ರಾಣದ ಬಗ್ಗೆ ಭಯವುಂಟಾದರೆ ಇದನ್ನು ನದಿಯಲ್ಲಿ ಹಾಕಿ ಬಿಡು. ನೀನು ಕೊಂಚವೂ ಭಯ ಪಡಬೇಡ. ವೃಥೆ ಪಡಬೇಡ. ನಾವು ಇದನ್ನು ನಿನ್ನ ಬಳಿಗೆ ಮರಳಿ ತರುವೆವು ಮತ್ತು ಇದನ್ನು ಸಂದೇಶವಾಹಕರಲ್ಲಿ ಸೇರಿಸುವೆವು" ಎಂದು ಸೂಚನೆ ನೀಡಿದೆವು.¹
8. ಕೊನೆಗೆ ಫಿರಾಔನಿನ ಮನೆಯವರು- ತಮ್ಮ ಶತ್ರುವಾಗಲು ಮತ್ತು ತಮ್ಮ ವೃಥೆಗೆ ಕಾರಣವಾಗಲು ಅದನ್ನು (ನದಿಯಿಂದ) ಎತ್ತಿಕೊಂಡರು. ನಿಜಕ್ಕೂ ಫಿರಾಔನನೂ ಹಾಮಾನನೂ ಅವನ ಸೇನೆಗಳೂ (ತಮ್ಮ ತಂತ್ರದಲ್ಲಿ) ತಪ್ಪಿ ಬಿದ್ದಿದ್ದರು.
9. ಫಿರಾಔನಿನ ಪತ್ನಿಯು (ಅವನೊಡನೆ) "ಇದು ನನಗೂ, ನಿನಗೂ ಕಣ್ಣುಗಳಿಗೆ ತಂಪಾಗಿದೆ. ಇದನ್ನು ವಧಿಸಬೇಡ. ಇದು ನಮಗೆ ಲಾಭದಾಯಕವಾಗಲೂಬಹುದು ಅಥವಾ ನಾವು ಇದನ್ನು ಮಗ ನಾಗಿ ಮಾಡಿಕೊಳ್ಳಲೂಬಹುದು" ಎಂದಳು. ಅವರು (ಪರಿಣಾಮದ ಬಗ್ಗೆ) ಅಜ್ಜರಾಗಿದ್ದರು.
10. ಅತ್ತ 'ಮೂಸಾರ ತಾಯಿಯ ಹೃದಯ ತಳಮಳಿಸುತ್ತಿತ್ತು. ಅವಳು (ನಮ್ಮ ವಾಗ್ದಾನದ ಮೇಲೆ) ವಿಶ್ವಾಸವಿರಿಸುವವರಲ್ಲಾಗ ಲೆಂದು ನಾವು ಅವಳಿಗೆ ಸಾಂತ್ವನ ನೀಡದಿರುತ್ತಿದ್ದರೆ ಅವಳು ಗುಟ್ಟನ್ನು ರಟ್ಟುಮಾಡಿ ಬಿಡುತ್ತಿದ್ದಳು.
11. ಅವಳು ಮಗುವಿನ ಸಹೋದರಿಯೊಡನೆ ಅದರ ಹಿಂದೆಯೇ ಹೋಗಿರಬಹುದು. ಆ ಪ್ರಕಾರ ಅವಳು (ಶತ್ರುಗಳಿಗೆ) ಅದರ ಸುಳಿವು ಸಿಗದ ರೀತಿಯಲ್ಲಿ ಬದಿಯಿಂದ ನೋಡುತ್ತಲೇ ಇದ್ದಳು-
12. ಮತ್ತು ನಾವು ಆ ಮಗುವಿನ ಪಾಲಿಗೆ ಹಾಲುಣಿಸುವ ಸ್ತ್ರೀಯರ ಸ್ತನಗಳನ್ನು ಮೊದಲೇ ನಿಷಿದ್ಧಗೊಳಿಸಿ ಬಿಟ್ಟಿದ್ದೆವು. (ಇದನ್ನು ಕಂಡು) ಆ ಹುಡುಗಿಯು ಅವರೊಡನೆ, "ಹಿತಾಕಾಂಕ್ಷಿಯೊಂದಿಗೆ ಇದರ ಪೋಷಣೆಯ ಹೊಣೆ ವಹಿಸತಕ್ಕಂತಹ ಮನೆಯವರನ್ನು ನಾನು ನಿಮಗೆ ತೋರಿಸಿ ಕೊಡಲೇ?" ಎಂದು ಕೇಳಿದಳು.
13. ಈ ರೀತಿ ನಾವು ಮೂಸಾರನ್ನು ಅವರ ಮಾತೆಯ ಬಳಿಗೆ ಮರಳಿಸಿ

فَإِذَا خِفْتِ عَلَيْهِ فَأَلْقِيهِ فِي الْيَمِّ
وَلَا تَخَافِي وَلَا تَحْزَنِي إِنَّا رَادُّوهُ
إِلَيْكَ وَجَاعِلُوهُ مِنَ الْمُرْسَلِينَ ﴿٧٠﴾

فَالْتَقَطَهُ آلُ فِرْعَوْنَ لِيَكُونَ لَهُمْ عَدُوًّا
وَحَرْنًا إِنَّ فِرْعَوْنَ وَهَامَانَ
وَجُنُودَهُمَا كَانُوا خَاطِبِينَ ﴿٧١﴾

وَقَالَتِ امْرَأَتُ فِرْعَوْنَ قُرَّتُ عَيْنِي
بِئْسَ مَا كَفَّلْتُمْ لَهُ عَسَىٰ أَن يَنْفَعَنَا
أَوْ نَتَّخِذَهُ وَلَدًا وَهُمْ لَا يَشْعُرُونَ ﴿٧٢﴾

وَأَصْبَحَ فُؤَادُ أُمِّ مُوسَىٰ فَرَجًا إِن
كَانَتْ لَتُبْدِي بِهِ لَوْلَا أَن رَّبَطْنَا عَلَىٰ
قَلْبِهَا لِتَكُونَ مِنَ الْمُؤْمِنِينَ ﴿٧٣﴾

وَقَالَتْ لِأُخْتِهِ قُصِّيهِ ذَقْبَصُرْتُ بِهِ
عَنْ جُنُبٍ وَهُمْ لَا يَشْعُرُونَ ﴿٧٤﴾

وَحَرَّمْنَا عَلَيْهِ الْمَرَاضِعَ مِنْ قَبْلٍ
فَقَالَتْ هَلْ أَدُلُّكُمْ عَلَىٰ أَهْلِ بَيْتٍ
يَكْفُلُونَهُ لَكُمْ وَهُمْ لَهُ نَاصِحُونَ ﴿٧٥﴾

فَرَدَدْنَاهُ إِلَىٰ أُمِّهِ كَيْ تَقَرَّ عَيْنُهَا

1. ಇಂತಹುದೇ ಸನ್ನಿವೇಶದಲ್ಲಿ ಇಸ್ರಾಈಲರ ಪೈಕಿಯ ಒಂದು ಮನೆತನದಲ್ಲಿ ಮಗುವೊಂದು ಹುಟ್ಟಿತು. ಅದನ್ನೇ ಜಗತ್ತು ಮೂಸಾ(ಅ) ಎಂಬ ಹೆಸರಿನಿಂದ ಅರಿಯಿತು ಎಂಬ ವಿಷಯವನ್ನು ನಡುವೆ ಬಿಟ್ಟು ಬಿಡಲಾಗಿದೆ.

<p>ದೇವು. ಆಕೆಯ ಕಣ್ಣುಗಳು ತಂಪಾಗಲೆಂದು, ಆಕೆ ದುಃಖಿಸದಿರಲೆಂದು ಮತ್ತು ಅಲ್ಲಾಹನ ವಾಗ್ದಾನವು ಸತ್ಯವಾಗಿತ್ತೆಂಬುದನ್ನು ಆಕೆ ತಿಳಿಯಲೆಂದು. ಆದರೆ ಹೆಚ್ಚಿನವರು ಇದನ್ನು ತಿಳಿಯುವುದಿಲ್ಲ.</p>	<p>وَلَا تَحْزَنَ وَ لَتَعْلَمَنَّ وَعَدَ اللَّهُ حَقًّا وَلَكِنَّ أَكْثَرَهُمْ لَا يَعْلَمُونَ ﴿١٦﴾</p>
<p>14. ಮೂಸಾ ತಮ್ಮ ತುಂಬು ಯೌವನಕ್ಕೆ ತಲಪಿದಾಗ ಹಾಗೂ ಅವರ ಬೆಳವಣಿಗೆ ಪೂರ್ತಿಗೊಂಡಾಗ ನಾವು ಅವರಿಗೆ 'ನಿರ್ಧಾರಶಕ್ತಿ' ಯನ್ನೂ ಜ್ಞಾನವನ್ನೂ ನೀಡಿದೆವು. ನಾವು ಸಜ್ಜನರಿಗೆ ಇದೇ ರೀತಿ ಸತ್ಯವನ್ನು ದಯಪಾಲಿಸುತ್ತೇವೆ.</p>	<p>وَكَمَا بَلَغَ أَشُدَّهُ وَاسْتَوَىٰ آتَيْنَاهُ حُكْمًا وَعِلْمًا وَكَذَلِكَ نَجْزِي الْمُحْسِنِينَ ﴿١٧﴾</p>
<p>15. (ಒಂದು ದಿನ) ನಗರವಾಸಿಗಳು ಅಲಕ್ಷ್ಮರಾಗಿದ್ದಾಗ ಅವರು ನಗರದೊಳಗೆ ಪ್ರವೇಶಿಸಿದರು. ಅಲ್ಲಿ ಅವರು ಇಬ್ಬರು ಜಗಳಾಡುತ್ತಿರುವುದನ್ನು ಕಂಡರು. ಒಬ್ಬನು ಅವರ ಸ್ವಂತ ಜನಾಂಗದವನಾಗಿದ್ದನು. ಇನ್ನೊಬ್ಬನು ಅವರ ಶತ್ರು ಜನಾಂಗಕ್ಕೆ ಸೇರಿದವನಾಗಿದ್ದನು. ಅವರ ಜನಾಂಗದವನು ಶತ್ರು ಜನಾಂಗದವನ ವಿರುದ್ಧ ಅವರನ್ನು ಸಹಾಯಕ್ಕಾಗಿ ಕೂಗಿದನು. ಮೂಸಾ ಅವನಿಗೆ ಒಂದು ಗುದ್ದು ಕೊಟ್ಟರು ಮತ್ತು ಅವನನ್ನು ಕೊನೆಗಾಣಿಸಿ ಬಿಟ್ಟರು. (ಈ ಕೃತ್ಯ ಸಂಭವಿಸಿ ಬಿಟ್ಟೊಡನೆ) ಮೂಸಾ, "ಇದು ಶೈತಾನನ ಕೆಲಸ. ಅವನು ಮಹಾ ಶತ್ರುವೂ ಸುಸ್ಪಷ್ಟ ದಾರಿಗಡಿಸುವವನೂ ಆಗಿರುತ್ತಾನೆ" ಎಂದರು.</p>	<p>وَدَخَلَ الْمَدِينَةَ عَلَىٰ حِينٍ غَفْلَةٍ مِّنْ أَهْلِهَا فَوَجَدَ فِيهَا رَجُلَيْنِ يَقْتَتِلَانِ هَذَا مِنْ شِيعَتِهِ وَ هَذَا مِنْ عَدُوِّهِ فَاسْتَعَاثَ الَّذِي مِنْ شِيعَتِهِ عَلَى الَّذِي مِنْ عَدُوِّهِ فَوَكَرَهُ مُوسَىٰ فَقَضَىٰ عَلَيْهِ هَذَا مِنْ عَمَلِ الشَّيْطَانِ إِنَّهُ عَدُوٌّ مُّضِلٌ مُّبِينٌ ﴿١٨﴾</p>
<p>16. ತರುವಾಯ ಅವರು, "ನನ್ನ ಪ್ರಭೂ, ನನ್ನ ಮೇಲೆ ನಾನೇ ಅಕ್ರಮವೆಸಗಿ ಬಿಟ್ಟೆ. ನನ್ನನ್ನು ಕ್ಷಮಿಸು" ಎಂದರು. ಆ ಪ್ರಕಾರ ಅಲ್ಲಾಹನು ಅವರನ್ನು ಕ್ಷಮಿಸಿದನು.² ಅವನು ಮಹಾ ಕ್ಷಮಾ ಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.</p>	<p>قَالَ رَبِّ إِنِّي ظَلَمْتُ نَفْسِي فَاغْفِرْ لِي فَغَفَرَ لَهُ إِنَّهُ هُوَ الْغَفُورُ الرَّحِيمُ ﴿١٩﴾</p>
<p>17. ಮೂಸಾ ಹೀಗೆ ಪ್ರತಿಜ್ಞೆ ಮಾಡಿದರು, "ನನ್ನ ಪ್ರಭೂ, ನೀನು ನನ್ನ ಮೇಲೆ ಈ ಉಪಕಾರವೆಸಗಿರುವೆ.³ ಇನ್ನು ಮುಂದೆ ನಾನೆಂದೂ ಅಪರಾಧಿಗಳ ಸಹಾಯಕನಾಗಲಾರೆ."</p>	<p>قَالَ رَبِّ إِنَّمَا أَنْعَمْتَ عَلَيَّ فَلَنْ أَكُونَ ظَاهِرًا لِّلْمُجْرِمِينَ ﴿٢٠﴾</p>
<p>18. ಮರುದಿನ ಮುಂಜಾನೆ ಹೆದರುತ್ತ, ಎಲ್ಲೆಲ್ಲೂ ಅಪಾಯವನ್ನೇ</p>	<p>فَأَصْبَحَ فِي الْمَدِينَةِ خَائِفًا يَتَرَقَّبُ</p>

2. 'ಮಗ್ನಿರತ್'ನ ಅರ್ಥ ಕ್ಷಮಿಸುವುದು, ಮನ್ನಿಸುವುದು ಎಂದಲ್ಲದೆ 'ಮರೆಸುವುದು' ಎಂದೂ ಆಗುತ್ತದೆ. ಹ. ಮೂಸಾರ(ಅ) ಪ್ರಾರ್ಥನೆಯ ಅರ್ಥ, "ನೀನು ತಿಳಿದಿರುವಂತೆ ನಾನು ಉದ್ದೇಶ ಪೂರ್ವಕವಾಗಿ ಮಾಡಿದ ಪಾಪವನ್ನು ನೀನು ಮನ್ನಿಸು. ಅಂತೆಯೇ ಶತ್ರುಗಳಿಗೆ ಆ ಬಗ್ಗೆ ತಿಳಿಯದಂತೆ ಅದನ್ನು ಮರೆಯಲ್ಪಡಿಸು" ಎಂದಾಗಿದೆ.

3. ಅರ್ಥಾತ್- ನನ್ನ ಕರ್ಮ ಮರೆಯಲ್ಪಡಲಿಕ್ಕಿತ್ತು. ಶತ್ರು ಸಮುದಾಯದ ಯಾವ ವ್ಯಕ್ತಿಯೂ ನನ್ನನ್ನು ನೋಡಲಿಲ್ಲ. ಹಾಗೆಯೇ ನನಗೆ ಸುರಕ್ಷಿತವಾಗಿ ಪಾರಾಗುವ ಅವಕಾಶ ಸಿಕ್ಕಿತು.

ಅನುಮಾನಿಸುತ್ತ ನಗರದಲ್ಲಿ ಹೋಗುತ್ತಿದ್ದಾಗ, ನಿನ್ನೆ ಅವರನ್ನು ಸಹಾಯಕ್ಕಾಗಿ ಕೂಗಿದ್ದ ವ್ಯಕ್ತಿಯೇ ಇಂದು ಪುನಃ ಕೂಗುತ್ತಿರುವುದನ್ನು ಕಂಡರು. ಮೂಸಾ ಅವನೊಡನೆ, "ನೀನು ಮಹಾ ದಾರಿಗಟ್ಟವ" ಎಂದರು.

19. ಅನಂತರ ಮೂಸಾ ಶತ್ರು ಜನಾಂಗದವನ ಮೇಲೆ ಆಕ್ರಮಣ ಮಾಡಲಿಚ್ಛಿಸಿದಾಗ ಅವನು- "ಮೂಸಾ, ನೀನು ನಿನ್ನ ಒಬ್ಬನನ್ನು ಕೊಲೆ ಮಾಡಿದಂತೆಯೇ ಇಂದು ನನ್ನನ್ನೂ ಕೊಲೆ ಮಾಡಲು ಹೊರಟಿರುವೆಯಾ? ನೀನು ಈ ದೇಶದಲ್ಲಿ ದೊಡ್ಡ ವಿಧ್ವಂಸಕನಾಗ ಲಿಚ್ಛಿಸುತ್ತೀ,- ಸುಧಾರಕನಾಗ ಬಯಸುವುದಿಲ್ಲ" ಎಂದು ಕೂಗಿದನು.⁴

20. ಅನಂತರ ಒಬ್ಬನು ನಗರದ ಆ ತುದಿಯಿಂದ ಓಡುತ್ತಾ ಬಂದನು ಮತ್ತು "ಮೂಸಾ, ಸರದಾರರ ನಡುವೆ ನಿನ್ನನ್ನು ಕೊಲೆ ಮಾಡುವ ಸಮಾಲೋಚನೆ ನಡೆಯುತ್ತಿದೆ. ಇಲ್ಲಿಂದ ಹೊರಟು ಹೋಗಿ ಬಿಡು. ನಾನು ನಿನ್ನ ಹಿತಚಿಂತಕನಾಗಿದ್ದೇನೆ" ಎಂದು ಹೇಳಿದನು.⁵

21. ಈ ಸುದ್ದಿಯನ್ನು ಕೇಳಿದೊಡನೆ ಮೂಸಾ ಭಯಭೀತರಾಗಿ ಹೊರಟು ಬಿಟ್ಟರು ಮತ್ತು ಅವರು, "ನನ್ನ ಪ್ರಭೂ, ನನ್ನನ್ನು ಅಕ್ರಮಿಗಳಿಂದ ರಕ್ಷಿಸು" ಎಂದು ಪ್ರಾರ್ಥಿಸಿದರು.

22. ಮೂಸಾ (ಈಜಿಪ್ಟ್‌ನಿಂದ) ಮದ್ಯಾನಿನ ಕಡೆಗೆ ಹೊರಟರು ಮತ್ತು "ನನ್ನ ಪ್ರಭೂ, ನನ್ನನ್ನು ಸರಿಯಾದ ಮಾರ್ಗದಲ್ಲಿ ನಡೆಸುವನೆಂಬ ನಿರೀಕ್ಷೆ ಇದೆ" ಎಂದರು.⁶

23. ಅವರು ಮದ್ಯಾನಿನ ಬಾವಿಯ ಬಳಿಗೆ ತಲುಪಿದಾಗ ಅನೇಕ ಜನರು ತಮ್ಮ ಜಾನುವಾರುಗಳಿಗೆ ನೀರು ಕುಡಿಸುತ್ತಿರುವುದನ್ನೂ

فَإِذَا الَّذِي اسْتَنْصَرَهُ بِآلِ مَسِيرٍ
يَسْتَصْرِحُهُ قَالَ لَهُ مُوسَى إِنَّكَ
لَعَوِيٌّ مُّبِينٌ ﴿١٩﴾

فَلَمَّا أَنْ أَرَادَ أَنْ يَبْطِشَ بِالَّذِي
هُوَ عَدُوٌّ لَهُمَا قَالَ يَمْوَسَىٰ أَتْرِيدُ
أَنْ تَقْتُلَنِي كَمَا قَتَلْتَ نَفْسًا بِآلِ مَسِيرٍ
إِنْ تُرِيدُ إِلَّا أَنْ تَكُونَ جَبَّارًا فِي
الْأَرْضِ وَمَا تُرِيدُ أَنْ تَكُونَ
مِنَ الْمُصْلِحِينَ ﴿٢٠﴾

وَجَاءَ رَجُلٌ مِّنْ أَقْصَا الْمَدْيَنَةِ
يَسْعَىٰ قَالَ يَمْوَسَىٰ إِنَّكَ الْمَلَأَ
يَأْتِيُونَ بِكَ لِيَقْتُلُوكَ فَاخْرُجْ
إِنِّي لَكَ مِنَ النَّاصِحِينَ ﴿٢١﴾

فَخَرَجَ مِنْهَا خَائِفًا يَتَرَقَّبُ قَالَ رَبِّ
نَجِّنِي مِنَ الْقَوْمِ الظَّالِمِينَ ﴿٢٢﴾

وَلَمَّا تَوَجَّهَ تَلْقَاءَ مَدْيَنَ قَالَ عَسَىٰ
رَبِّيَ أَنْ يَهْدِيَنِي سَوَاءَ السَّبِيلِ ﴿٢٣﴾

وَلَمَّا وَرَدَ مَاءَ مَدْيَنَ وَجَدَ عَلَيْهِ
أُمَّةً مِّنَ النَّاسِ يَسْقُونَ هُ

4. ಈ ಕೂಗುವವನು, ಮೂಸಾರ(ಅ) ನೆರವಿಗೆ ಮುಂದಾಗಿದ್ದ ಪ್ರಸ್ತುತ ಇಸ್ರಾಕುಲ್ ಜನಾಂಗದವನೇ ಆಗಿದ್ದನು. ಅವನನ್ನು ಗದರಿಸಿದ ನಂತರ ಅವರು ಈಜಿಪ್ಟ್‌ನವರಿಗೆ ಹೊಡೆಯಲು ಹೊರಟಾಗ ಇಸ್ರಾಕುಲಿಯನು ಇವರು ತನ್ನನ್ನು ಹೊಡೆಯಲು ಬರುತ್ತಿದ್ದಾರೆಂದು ಭಾವಿಸಿದನು. ಆದ್ದರಿಂದ ಅವನು ಕೂಗಲಾರಂಭಿಸಿದನು. ಹೀಗೆ ಹಿಂದಿನ ದಿನ ಸಂಭವಿಸಿದ್ದ ವಧೆಯ ರಹಸ್ಯವನ್ನು ಅವನು ತನ್ನ ಮೂರ್ಖತನದಿಂದ ಬಯಲುಗೊಳಿಸಿ ಬಿಟ್ಟನು.

5. ಅರ್ಥಾತ್- ಈ ಎರಡನೆಯ ಜಗಳದಲ್ಲಿ ಕೊಲೆಯ ರಹಸ್ಯ ಬಯಲಾದಾಗ ಮತ್ತು ಈಜಿಪ್ಟ್‌ನವರು ಹೋಗಿ ಸುದ್ದಿ ಮುಟ್ಟಿಸಿದಾಗ ಈ ಘಟನೆ ನಡೆಯಿತು.

6. ಅರ್ಥಾತ್- ಸುರಕ್ಷಿತವಾಗಿ ಮದ್ಯಾನಿನ ತಲುಪಲು ಸಾಧ್ಯವಿರುವ ಮಾರ್ಗದಲ್ಲಿ.

ಅವರಿಂದ ದೂರ ಒಂದೆಡೆ ಇಬ್ಬರು ಮಹಿಳೆಯರು ತಮ್ಮ ಜಾನುವಾರುಗಳನ್ನು ತಡೆಯುತ್ತಿರುವುದನ್ನೂ ಕಂಡರು. ಮೂಸಾ ಆ ಮಹಿಳೆಯರೊಡನೆ, "ನಿಮಗೇನು ತೊಂದರೆಯಾಗಿದೆ?" ಎಂದು ಕೇಳಿದರು. ಆಗ ಅವರು, ಈ ಕುರುಬರು ತಮ್ಮ ಜಾನುವಾರುಗಳನ್ನು ಕೊಂಡು ಹೋಗುವ ವರೆಗೂ ನಾವು ನಮ್ಮ ಜಾನುವಾರುಗಳಿಗೆ ನೀರು ಕುಡಿಸುವಂತಿಲ್ಲ ಮತ್ತು ನಮ್ಮ ತಂದೆ ಓರ್ವ ಅತಿ ವೃದ್ಧರಾಗಿದ್ದಾರೆ ಎಂದರು.

24. ಇದನ್ನು ಕೇಳಿ ಮೂಸಾ, ಅವರ ಜಾನುವಾರುಗಳಿಗೆ ನೀರು ಕುಡಿಸಿದರು. ತರುವಾಯ ಒಂದು ನೆರಳಿರುವ ಜಾಗಕ್ಕೆ ಹೋಗಿ ಕುಳಿತರು ಮತ್ತು "ಪ್ರಭೂ, ನೀನು ನನ್ನ ಮೇಲೆ ಯಾವ ಹಿತವನ್ನಿಳಿಸಿದರೂ ನಾನು ಅದರ ಅಪೇಕ್ಷಿಸದೇನೆ" ಎಂದರು.

25. (ಸ್ವಲ್ಪ ಹೊತ್ತಿನಲ್ಲೇ) ಆ ಇಬ್ಬರು ಮಹಿಳೆಯರಲ್ಲಿ ಒಬ್ಬಳು ಲಜ್ಜೆಯೊಂದಿಗೆ ನಡೆಯುತ್ತಾ ಅವರ ಬಳಿಗೆ ಬಂದಳು ಮತ್ತು, "ತಾವು ನಮಗಾಗಿ ಜಾನುವಾರುಗಳಿಗೆ ನೀರು ಕುಡಿಸಿದುದರ ಪ್ರತಿ ಫಲವನ್ನು ತಮಗೆ ಕೊಡಲಿಕ್ಕಾಗಿ ನನ್ನ ತಂದೆ ತಮ್ಮನ್ನು ಕರೆಯುತ್ತಿದ್ದಾರೆ" ಎಂದಳು. ಮೂಸಾ ಅವರ ಬಳಿಗೆ ತಲಪಿದಾಗ ಮತ್ತು ತಮ್ಮ ಸಂಪೂರ್ಣ ವೃತ್ತಾಂತವನ್ನು ಅವರಿಗೆ ಹೇಳಿ ತಿಳಿಸಿದಾಗ ಅವರು, "ಕೊಂಚವೂ ಹೆದರಬೇಡಿರಿ. ಈಗ ನೀವು ಅಕ್ರಮಿಗಳಿಂದ ಪಾರಾಗಿ ಬಿಟ್ಟಿದ್ದೀರಿ" ಎಂದರು.

26. ಆ ಇಬ್ಬರು ಮಹಿಳೆಯರಲ್ಲಿ ಒಬ್ಬಳು ತನ್ನ ತಂದೆಯೊಡನೆ, "ಅಪ್ಪಾ ಇವರನ್ನು ನೌಕರನಾಗಿ ಇರಿಸಿಕೊಳ್ಳಿರಿ. ನೀವು ನೌಕರನಾಗಿ ಇರಿಸಿಕೊಳ್ಳುವವನು ಬಲಿಷ್ಠನೂ ಪ್ರಾಮಾಣಿಕನೂ ಆಗಿರಬೇಕಲ್ಲವೇ" ಎಂದಳು.

27. ಅವಳ ತಂದೆಯು (ಮೂಸಾರೊಡನೆ), "ನೀವು ಎಂಟು ವರ್ಷಗಳ ವರೆಗೆ ನನ್ನಲ್ಲಿ ನೌಕರಿ ಮಾಡಬೇಕೆಂಬ ಶರತ್ತಿನ ಮೇಲೆ ನಾನು ನನ್ನ ಈ ಇಬ್ಬರು ಪುತ್ರಿಯರಲ್ಲಿ ಒಬ್ಬಳನ್ನು ನಿಮಗೆ ವಿವಾಹ ಮಾಡಿಸಲಿಚ್ಛಿಸುತ್ತೇನೆ. ಇನ್ನು ನೀವು ಹತ್ತು ವರ್ಷ ಪೂರ್ತಿಗೊಳಿಸಿ ಬಿಟ್ಟರೆ ಅದು ನಿಮ್ಮಿಷ್ಟ. ನಾನು ನಿಮಗೆ ಕಷ್ಟಕೊಡಲಿಚ್ಛಿಸುವುದಿಲ್ಲ. ಅಲ್ಲಾಹನಿಚ್ಛಿಸಿದರೆ ನೀವು ನನ್ನನ್ನು ಸಜ್ಜನನಾಗಿ ಕಾಣುವಿರಿ" ಎಂದರು.

وَوَجَدَ مِنْ دُونِهِمَا امْرَأَتَيْنِ
تَذُوذُنَ قَالَتْ مَا خَطْبُكُمْ قَالَتَا لَا
نَسْتَعِي حَتَّىٰ يُصَدَرَ الرَّعَاءُ وَأَبُونَا
شَيْخٌ كَبِيرٌ ﴿٢٤﴾

فَسَعَىٰ لَهُمَا ثُمَّ تَوَلَّىٰ إِلَى الظِّلِّ فَقَالَ
رَبِّ إِنِّي لِمَا أَنْزَلْتَ إِلَيَّ مِنْ خَيْرٍ فَقِيرٌ ﴿٢٥﴾

فَجَاءَتْهُ إِحْدَاهُمَا تَسْتَشِي عَلَىٰ اسْتِحْيَاءٍ
قَالَتْ إِنَّ أَبِي يَدْعُوكَ لِيَجْزِيَكَ أَجْرَ مَا
سَقَيْتَ لَنَا فَكَلَّمَا جَاءَهُ وَقَصَّ عَلَيْهِ
الْفَصَصَ قَالَ لَا تَخَفْ لَوْ كَانَ بَيْنَهُمَا
الْقَوْمُ الظَّالِمِينَ ﴿٢٦﴾

قَالَتْ إِحْدَاهُمَا يَا أَبَتِ اسْتَأْجِرْهُ
إِنَّ خَيْرَ مَنْ اسْتَأْجَرْتَ الْقَوِيُّ الْأَمِينُ ﴿٢٧﴾

قَالَ إِنِّي أُرِيدُ أَنْ أُنكِحَكَ إِحْدَى
ابْنَتَيَّ هَاتَيْنِ عَلَىٰ أَنْ تَأْجُرَنِي تِسْعَ
حَجْرٍ فَإِنْ أَسَمْتَ عَشْرًا فَمِنْ
عِنْدِكَ وَمَا أُرِيدُ أَنْ أَسُقِيَكَ
سَعْدِي إِنِ شَاءَ اللَّهُ مِنَ الصَّالِحِينَ ﴿٢٨﴾

28. ಆಗ ಮೂಸಾ, "ಇದು ನನ್ನ ಮತ್ತು ನಿಮ್ಮ ನಡುವೆ ಇತ್ಯರ್ಥಗೊಂಡಿತು. ನಾನು ಈ ಎರಡು ಅವಧಿಗಳಲ್ಲಿ ಯಾವುದನ್ನೇ ಪೂರ್ತಿಗೊಳಿಸಿದರೂ ಆ ಬಳಿಕ ಬೇರೇನೂ ಅತಿರೇಕ ನನ್ನ ಮೇಲಾಗಬಾರದು. ನಾವು ಮಾಡುತ್ತಿರುವ ಈ ಎಲ್ಲ ಕರಾರುಗಳ ಬಗ್ಗೆ ಅಲ್ಲಾಹನು ಕಾವಲಾಗಿರುತ್ತಾನೆ" ಎಂದು ಉತ್ತರಿಸಿದರು.

قَالَ ذٰلِكَ بَيْنِي وَبَيْنَكَ اٰتَيْنَا الْاَكْبَلَيْنِ
تَضَيَّتْ فَلَا عُدْوَانَ عَلَيَّ وَاللّٰهُ عَلٰى
مَا نَقُولُ وَكِيلٌ ﴿٢٨﴾

29. ಮೂಸಾ, ಅವಧಿ ಪೂರ್ತಿಗೊಳಿಸಿದ ನಂತರ ತಮ್ಮ ಕುಟುಂಬವನ್ನು ಕರೆದುಕೊಂಡು ಹೊರಟಾಗ ತೂರ್ ಪರ್ವತದ ಕಡೆ, ಅವರಿಗೊಂದು ಬೆಂಕಿ ಕಂಡಿತು. ಅವರು ಮನೆಯವರೊಡನೆ, "ನಿಲ್ಲಿರಿ, ನಾನೊಂದು ಬೆಂಕಿಯನ್ನು ಕಂಡಿದ್ದೇನೆ. ಪ್ರಾಯಶಃ ನಾನು ಅಲ್ಲಿಂದೇನಾದರೂ ಸುದ್ದಿ ತರಬಹುದು ಅಥವಾ ಆ ಬೆಂಕಿಯಿಂದ ಒಂದು ಕೆಂಡವನ್ನಾದರೂ ತರಬಹುದು. ಅದರಿಂದ ನೀವು ಚಳಿ ಕಾಯಿಸಿಕೊಳ್ಳಬಹುದು" ಎಂದರು.

فَلَمَّا قَضَىٰ مُوسَىٰ الْاَجَلَ وَسَارَ بِاَهْلِيهِ
اِنَّسٍ مِنْ جَانِبِ الطُّورِ نَارًا قَالَ
لِاَهْلِيهِ اَمْكُثُوْا اِنِّيۤ اَنْتُمْ نَارًا تَلْعَلٰى
اَتِيْكُمْ مِنْهَا بِخَبَرٍ اَوْ جَدُوْدٍ مِّنَ
النَّارِ لَعَلَّكُمْ تَصْطَلُوْنَ ﴿٢٩﴾

30. ಅಲ್ಲಿಗೆ ತಲಪಿದಾಗ ಕಣಿವೆಯ ಬಲ ಬದಿಯ ಮಂಗಳದಾಯಕ ಸ್ಥಳದಲ್ಲಿ ಒಂದು ಮರದಿಂದ ಹೀಗೆ ಕೂಗಲಾಯಿತು, "ಮೂಸಾ! ನಾನೇ ಅಲ್ಲಾಹ್, ಸರ್ವ ಲೋಕಗಳ ಪ್ರಭು"

فَلَمَّا اٰتٰهَا تُوْدٰى مِنْ شَاطِئِ الْوَادِ
الْاَيْمَنِ فِي الْبُقْعَةِ الْمُبْرَكَةِ مِنَ
الشَّجَرَةِ اَنْ يُّسْمِعٰى رِئِيۤ اَنَا اللّٰهُ
رَبُّ الْعٰلَمِيْنَ ﴿٣٠﴾

31. ಮತ್ತು "ನಿಮ್ಮ ಲಾಠಿಯನ್ನು ಎಸೆದು ಬಿಡಿರಿ" (ಎಂದು ಅಪ್ಪಣೆ ಯಾಯಿತು) ಆ ಲಾಠಿಯು ಹಾವಿನಂತೆ ತೆವಳುತ್ತಿರುವುದನ್ನು ಕಂಡೊಡನೆ ಮೂಸಾ ಬೆನ್ನು ತಿರುಗಿಸಿ ಓಟಕ್ಕಿತ್ತರು ಮತ್ತು ಅವರು ತಿರುಗಿಯೂ ನೋಡಲಿಲ್ಲ. (ಅಪ್ಪಣೆಯಾಯಿತು) "ಮೂಸಾ, ಮರಳಿ ಬನ್ನಿರಿ, ಹೆದರಬೇಡಿರಿ, ನೀವು ಸಂಪೂರ್ಣ ಸುರಕ್ಷಿತರಾಗಿದ್ದೀರಿ.

وَ اَنْ اَنْتِ عَصَاكَ فَلَئِمَّا رَاَهَا تَهْتَزُّ
كَاَنَهَا جَانٌّ وَّلِيۤ مُدْبِرًا وَّاَوْ كَمْ يَعْقُبُ
يُسْمِعٰى اَقْبَلُ وَّلَا تَخَفْ اِنَّكَ
مِنَ الْاٰمِنِيْنَ ﴿٣١﴾

32. ನಿಮ್ಮ ಕೈಯನ್ನು ಜೇಬಿನೊಳಗೆ ಹಾಕಿರಿ, ಅದು ಪ್ರಕಾಶಿಸುತ್ತಾ ನಿರಾಯಾಸವಾಗಿ ಹೊರಬರುವುದು ಮತ್ತು ಭೀತಿಯಿಂದ ಪಾರಾಗಲಿಕ್ಕಾಗಿ ನಿಮ್ಮ ಬಾಹುಗಳನ್ನು ಬಿಗಿದು ಕೊಳ್ಳಿರಿ" ನಿಮ್ಮ ಪ್ರಭುವಿನ ಕಡೆಯಿಂದ ಫಿರ್‌ಔನ್ ಮತ್ತು ಅವನ ಆಸ್ಥಾನಿಗರ ಮುಂದಿಡಲಿಕ್ಕಾಗಿ, ಇವೆರಡು ಪ್ರತ್ಯಕ್ಷ ನಿದರ್ಶನಗಳಾಗಿವೆ. ಅವರು ಮಹಾ ಆಜ್ಞೋಲ್ಲಂಘಕರಾಗಿದ್ದಾರೆ."

اَسْأَلُكَ يَدَكَ فِي جَيْبِكَ تَخْرُجُ بِيْضًا
مِّنْ غَيْرِ سُوْءٍ وَّاَضْمُمُ الْيَدَيْنِ جَنَاحَكَ
مِنَ الرَّهْبِ فَاِنَّكَ بُرْهٰنٌ مِّنْ
رَّبِّكَ اِلٰى فِرْعَوْنَ وَّمَلٰٓئِكَ اِنَّهُمْ
كٰنُوْا قَوْمًا فٰسِقِيْنَ ﴿٣٢﴾

7. ಅರ್ಥಾತ್- ಮೂಸಾರ(ಅ) ಬಲಬದಿ.

8. ಅರ್ಥಾತ್- ನಿಮ್ಮ ಮನಸ್ಸಿನಲ್ಲಿ ಭಯ ಉಂಟು ಮಾಡುವಂತಹ ಯಾವುದೇ ಅಪಾಯಕರ ಸಂದರ್ಭ ಎದುರಾದಾಗ ನಿಮ್ಮ ಬಾಹುವನ್ನು ಬಿಗಿದುಕೊಳ್ಳಿರಿ. ಇದರಿಂದ ನಿಮ್ಮ ಹೃದಯ ಬಲಗೊಳ್ಳುವುದು. ಭಯಾತಂಕದ ಯಾವುದೇ ಭಾವನೆ ನಿಮ್ಮೊಳಗೆ ಬಾಕಿಯುಳಿಯಲಾರದು.

39. ಅವನೂ ಅವನ ಸೇನೆಗಳೂ ಭೂಮಿಯಲ್ಲಿ ಯಾವ ಹಕ್ಕೂ ಇಲ್ಲದೆ ಅಹಂಭಾವ ತೋರಿದರು ಮತ್ತು ಅವರಿಗಿಂದೂ ನಮ್ಮ ಬಳಿ ಮರಳಲಿಕ್ಕಿಲ್ಲವೆಂದೇ ತಿಳಿದುಕೊಂಡರು.

وَاسْتَكْبَرُوا هُوَ وَجُنُودُهُ فِي الْأَرْضِ
بَغْيِ الْحَقِّ وَظَنُّوا أَنَّهُمُ إِلَيْنَا
لَا يُرْجَعُونَ ﴿٣٩﴾

40. ಕೊನೆಗೆ ನಾವು ಅವನನ್ನೂ ಅವನ ಸೇನೆಗಳನ್ನೂ ಹಿಡಿದೆವು ಮತ್ತು ಸಮುದ್ರಕ್ಕೆ ಎಸೆದು ಬಿಟ್ಟೆವು. ಆ ಅಕ್ರಮಿಗಳ ಗತಿಯೇ ನಾಯಿತೆಂಬುದನ್ನು ನೋಡಿರಿ.

فَأَخَذْنَاهُ وَجُنُودَهُ فَنَبَذْنَاهُمْ فِي الْيَمِّ
فَانظُرْ كَيْفَ كَانَ عَاقِبَةُ الظَّالِمِينَ ﴿٤٠﴾

41. ನಾವು ಅವರನ್ನು ನರಕದ ಕಡೆಗೆ ಆಹ್ವಾನಿಸುವ ಮುಂದಾಳುಗಳನ್ನಾಗಿ ಮಾಡಿದೆವು ಮತ್ತು ಅವರು ಪುನರುತ್ಥಾನ ದಿನ ಎಲ್ಲಿಂದಲೂ ಯಾವ ಸಹಾಯವನ್ನೂ ಪಡೆಯಲಾರರು.

وَجَعَلْنَاهُمْ آيَةً يَذْعَبُونَ إِلَى النَّارِ
وَيَوْمَ الْقِيَامَةِ لَا يُنصَرُونَ ﴿٤١﴾

42. ನಾವು ಈ ಲೋಕದಲ್ಲಿ ಅವರ ಹಿಂದೆ ಶಾಪವನ್ನಿರಿಸಿದ್ದೇವೆ ಮತ್ತು ಪುನರುತ್ಥಾನ ದಿನ ಅವರು ಮಹಾ ಹಾನಿಗೊಳಗಾಗುವರು.

وَاتَّبَعْنَاهُمْ فِي هَذِهِ الدُّنْيَا لَعْنَةً
وَيَوْمَ الْقِيَامَةِ هُمْ مِنَ الْمَقْبُوحِينَ ﴿٤٢﴾

43. ಹಿಂದಿನ ಪೀಳಿಗೆಗಳನ್ನು ನಾಶಗೊಳಿಸಿದ ಬಳಿಕ ನಾವು ಜನರಿಗೆ ಸತ್ಯದರ್ಶನದ ಸಾಧನವಾಗಿಯೂ ಮಾರ್ಗದರ್ಶನ ಮತ್ತು ಅನುಗ್ರಹವಾಗಿಯೂ ಮೂಸಾರಿಗೆ ಗ್ರಂಥವನ್ನು ದಯಪಾಲಿಸಿದೆವು- ಜನರು ಪಾಠ ಕಲಿಯುವಂತಾಗಲೆಂದು.

وَلَقَدْ آتَيْنَا مُوسَى الْكِتَابَ مِنْ بَعْدِ
مَا أَهْلَكْنَا الْقُرُونَ الْأُولَى بَصَائِرَ
لِلنَّاسِ وَهُدًى وَرَحْمَةً لَعَلَّهُمْ يَتَذَكَّرُونَ ﴿٤٣﴾

44. (ಮುಹಮ್ಮದ್‌ರೇ!) ನಾವು ಮೂಸಾರಿಗೆ ಈ ಧರ್ಮದೇಶವನ್ನು ನೀಡಿದಾಗ ನೀವು ಪಶ್ಚಿಮ ಭಾಗದಲ್ಲಿರಲಿಲ್ಲ ಮತ್ತು ನೀವು ಸಾಕ್ಷಿದಾರರಲ್ಲೂ ಸೇರಿರಲಿಲ್ಲ.

وَمَا كُنْتَ بِجَانِبِ الْعَرَبِ إِذْ قَضَيْنَا
إِلَى مُوسَى الْأَمْرَ وَمَا كُنْتَ مِنَ الشَّاهِدِينَ ﴿٤٤﴾

45. ಅಲ್ಲದೆ ಆ ಬಳಿಕ (ನಿಮ್ಮ ಕಾಲದ ವರೆಗೆ) ನಾವು ಅನೇಕ ಪೀಳಿಗೆಗಳನ್ನು ಎಚ್ಚರಿಸಿದೆವು ಮತ್ತು ಅವರ ಮೇಲೆ ದೀರ್ಘಕಾಲ ಕಳೆದು ಹೋಗಿದೆ. ಮದಾಯನನವರಿಗೆ ನಮ್ಮ ಸೂಕ್ತಗಳನ್ನು ಕೇಳಿಸಲು ನೀವು ಅವರ ಮಧ್ಯೆಯೂ ಇರಲಿಲ್ಲ. ವಾಸ್ತವದಲ್ಲಿ (ಆ ಕಾಲದ ಸುದ್ದಿಗಳನ್ನು) ಕಳುಹಿಸುವವರು ನಾವೇ ಆಗಿರುತ್ತೇವೆ.

وَلَكِنَّا أَنْشَأْنَا قُرُونًا فَتَطَاوَلَ عَلَيْهِمُ
الْعُمُرُ وَمَا كُنْتَ تَأْوِيًا فِي أَهْلِ مَدْيَنَ
تَتْلُوا عَلَيْهِمْ آيَاتِنَا وَلَكِنَّا كُنَّا مُرْسِلِينَ ﴿٤٥﴾

46. ನಾವು (ಮೂಸಾರನ್ನು ಪ್ರಥಮ ಬಾರಿ) ಕೂಗಿದಾಗ ನೀವು ತೂರ್ ಪರ್ವತದ ಮಗ್ಗುಲಲ್ಲೂ ಇರಲಿಲ್ಲ. ವಾಸ್ತವದಲ್ಲಿ ನಿಮಗಿಂತ ಮುಂಚೆ ಎಚ್ಚರಿಕೆ ನೀಡುವವರಾರೂ ಬಾರದಿದ್ದ ಜನರಿಗೆ ಎಚ್ಚರಿಕೆ ನೀಡಲಿಕ್ಕಾಗಿ ಇದು (ನಿಮಗೆ ಈ ತಿಳುವಳಿಕೆಯನ್ನು

وَمَا كُنْتَ بِجَانِبِ الطُّورِ إِذْ نَادَيْنَا
وَلَكِن رَّحِمَةً مِّنْ رَبِّكَ لِتُنذِرَ قَوْمًا
مَّا أَتَاهُمْ مِنْ نَّذِيرٍ مِّنْ قَبْلِكَ

9. ಪಶ್ಚಿಮ ಭಾಗ ಎಂದರೆ ಹಿಜಾಝ್‌ನ ಪಶ್ಚಿಮ ದಿಕ್ಕಿನಲ್ಲಿರುವ ಸೀನಾಯ್ ಪರ್ವತ.

<p>ನೀಡಲಾಗುತ್ತಿರುವುದು) ನಿಮ್ಮ ಪ್ರಭುವಿನ ಕೃಪೆಯಾಗಿರುತ್ತದೆ. ಪ್ರಾಯಶಃ ಅವರು ಪ್ರಜ್ಞಾವಂತರಾಗಲೂ ಬಹುದು.</p>	<p>لَعَلَّهُمْ يَتَذَكَّرُونَ ﴿٤٧﴾</p>
<p>47. ಅವರ ಸ್ವಂತ ದುಷ್ಟತ್ವಗಳ ಫಲವಾಗಿ ಅವರ ಮೇಲೇನಾದರೂ ವಿಪತ್ತು ಬಂದಾಗ ಅವರು, "ಪ್ರಭೂ, ನಾವು ನಿನ್ನ ಸೂಕ್ತಗಳ ಅನುಸರಣೆ ಮಾಡುವಂತಾಗಲು ಹಾಗೂ ಸತ್ಯವಿಶ್ವಾಸಿಗಳಾಗುವಂತಾಗಲು ನೀನು ನಮ್ಮ ಕಡೆಗೊಬ್ಬ ಸಂದೇಶವಾಹಕನನ್ನೇಕೆ ಕಳುಹಿಸಲಿಲ್ಲ?" ಎಂದು ಹೇಳುವಂತಾಗಬಾರದೆಂದು (ನಾವು ಹೀಗೆ ಮಾಡಿರುವೆವು.)</p>	<p>وَلَوْلَا أَنْ تُصِيبَهُمُ مُصِيبَةٌ بِمَا قَلَّمَتْ أَيْدِيهِمْ فَيَغُرُّوْا رَبَّنَا لَوَلَّوْا أَنْ أَرْسَلْتَ إِلَيْنَا رَسُولًا فَنَتَّبِعَ آيَاتِكَ وَنَكُونَ مِنَ الْمُوْمِنِينَ ﴿٤٨﴾</p>
<p>48. ಆದರೆ ನಮ್ಮ ಕಡೆಯಿಂದ ಅವರ ಬಳಿಗೆ ಸತ್ಯವು ಬಂದಾಗ ಅವರು, "ಮೂಸಾರಿಗೆ ಕೊಡಲಾಗಿದ್ದುದನ್ನೇ ಇವರಿಗೇಕೆ ಕೊಡಲಾಗಿಲ್ಲ?" ಎಂದು ಕೇಳಿ ತೊಡಗಿದರು. ಇದಕ್ಕಿಂತ ಮುಂಚೆ ಮೂಸಾರಿಗೆ ಕೊಡಲಾಗಿದ್ದುದನ್ನು ಇವರು ನಿರಾಕರಿಸಲಿಲ್ಲವೇ?!" ಎರಡೂ ಒಂದನ್ನೊಂದನ್ನು ಸಮರ್ಥಿಸುವ ಜಾದು ಆಗಿವೆಯೆಂದೂ ನಾವು ಯಾರನ್ನೂ ನಂಬುವುದಿಲ್ಲವೆಂದೂ ಅವರು ಹೇಳಿದರು.</p>	<p>فَلَمَّا جَاءَهُمُ الْحَقُّ مِنْ عِنْدِنَا قَالُوا لَوْلَا أُوتِيَ مِثْلَ مَا أُوتِيَ مُوسَىٰ أَوْ كَمْ يَكْفُرُوا بِمَا أُوتِيَ مُوسَىٰ مِنْ قَبْلُ ۗ قَالُوا سِحْرَانِ تَظَاهَرَا ۗ وَقَالُوا إِنَّا بِكُمْ لِكٰفِرُونَ ﴿٤٩﴾</p>
<p>49. (ಪ್ರವಾದಿಗಳೇ!) ನೀವು ಇವರೊಡನೆ, - "ಸರಿ, ನೀವು ಸತ್ಯವಾದಿಗಳಾಗಿದ್ದರೆ ಇವರಡಕ್ಕಿಂತಲೂ ಹೆಚ್ಚು ಸನ್ಮಾರ್ಗ ನೀಡತಕ್ಕಂತಹ ಒಂದು ಗ್ರಂಥವನ್ನು ಅಲ್ಲಾಹನ ಕಡೆಯಿಂದ ತನ್ನಿರಿ. ನಾನು ಅದರ ಅನುಸರಣೆಯನ್ನೇ ಮಾಡುವೆನು" ಎಂದು ಹೇಳಿರಿ.</p>	<p>قُلْ فَأْتُوا بِكِتَابٍ مِّنْ عِنْدِ اللَّهِ هُوَ أَهْدَىٰ مِنْهُمَا أَتَّبِعُهُ إِنْ كُنْتُمْ صٰدِقِينَ ﴿٥٠﴾</p>
<p>50. ಇನ್ನು ಅವರು ನಿಮ್ಮ ಬೇಡಿಕೆಯನ್ನು ಪೂರ್ತಿಗೊಳಿಸದಿದ್ದರೆ ವಾಸ್ತವದಲ್ಲಿ ಅವರು ತಮ್ಮ ಸ್ವೇಚ್ಛೆಗಳ ದಾಸರಾಗಿದ್ದಾರೆಂದು ತಿಳಿದುಕೊಳ್ಳಿರಿ. ದೇವ ಮಾರ್ಗದರ್ಶನದ ಹೊರತು ಕೇವಲ ತನ್ನ ಸ್ವೇಚ್ಛೆಗಳನ್ನು ಅನುಸರಿಸುವವನಿಗಿಂತ ಹೆಚ್ಚು ದಾರಿಗೊಟ್ಟವನು ಇನ್ನಾರಿರಬಹುದು? ಅಲ್ಲಾಹನು ಇಂತಹ ಅಕ್ರಮಿಗಳಿಗೆ ಎಷ್ಟು ಮಾತ್ರಕ್ಕೂ ಸನ್ಮಾರ್ಗದರ್ಶನ ನೀಡುವುದಿಲ್ಲ.</p>	<p>فَإِنْ لَّمْ يَسْتَجِيبُوا لَكَ فَاعْلَمْ أَنَّمَا يَتَّبِعُونَ أَهْوَاءَهُمْ ۗ وَمَنْ أَضَلُّ مِمَّنِ اتَّبَعَ هَوَاهُ بِغَيْرِ هُدًى مِّنَ اللَّهِ ۗ إِنَّ اللَّهَ لَا يَهْدِي الْقَوْمَ الظٰلِمِينَ ﴿٥١﴾</p>
<p>51. ಮತ್ತು ಅವರು ಅಲಕ್ಷ್ಯದಿಂದ ಎಚ್ಚರಗೊಳ್ಳಬೇಕೆಂದು ನಾವು ಅವರಿಗೆ ಸತತವಾಗಿ (ಉಪದೇಶದ) ಮಾತನ್ನು ತಲುಪಿಸಿದ್ದೇವೆ.</p>	<p>وَلَقَدْ وَصَلْنَا لَهُمُ الْقَوْلَ لَعَلَّهُمْ يَتَذَكَّرُونَ ﴿٥٢﴾</p>
<p>10. ಅರ್ಥಾತ್- ಮೂಸಾರಿಗೆ(ಅ) ನೀಡಲಾಗಿದ್ದಂತಹ ಪವಾಡಗಳನ್ನು ಮುಹಮ್ಮದ್(ಸ) ಯಾಕೆ ನೀಡಲಾಗಿಲ್ಲವೆಂದು ಈಗ ಅವರು ಕೇಳುತ್ತಿದ್ದಾರೆ. ಆದರೆ ಮಕ್ಕಾದ ಸತ್ಯನಿಷೇಧಿಗಳು ಮೂಸಾರನ್ನು(ಅ) ಎಲ್ಲಿ ನಂಬಿದ್ದರು? 11. ಅರ್ಥಾತ್- ಕುರ್ಆನ್ ಮತ್ತು ತೊರಾತ್ಗಳೆರಡೂ.</p>	

52. ನಾವು ಇದಕ್ಕೆ ಮುಂಚೆ ಯಾರಿಗೆ ಗ್ರಂಥ ನೀಡಿದ್ದವೋ ಅವರು ಇದರ (ಕುರ್ಆನಿನ) ಮೇಲೆ ವಿಶ್ವಾಸವಿರಿಸುತ್ತಾರೆ¹²

الَّذِينَ اتَّخَذُوا مِنْ قَبْلِهِ
هُم بِهِ يُؤْمِنُونَ ﴿٥٢﴾

53. ಮತ್ತು ಇದನ್ನು ಅವರಿಗೆ ಓದಿ ಹೇಳಿದಾಗ ಅವರು, "ನಾವು ಇದರ ಮೇಲೆ ವಿಶ್ವಾಸವಿರಿಸಿದೆವು. ಇದು ನಿಜಕ್ಕೂ ನಮ್ಮ ಪ್ರಭುವಿನ ಕಡೆಯಿಂದ ಬಂದ ಸತ್ಯವೇ ಆಗಿರುತ್ತದೆ. ನಾವು ಮೊದಲೇ ಮುಸ್ಲಿಮರಾಗಿದ್ದೆವು" ಎನ್ನುತ್ತಾರೆ.

وَإِذَا يُتْلَىٰ عَلَيْهِمْ قَالُوا آمَنَّا بِهِ
إِنَّهُ الْحَقُّ مِنْ رَبِّنَا إِنَّا كُنَّا
مِنْ قَبْلِهِ مُسْلِمِينَ ﴿٥٣﴾

54. ಇವರಿಗೆ ಇವರ ಸತ್ಯವನ್ನು ಎರಡು ಬಾರಿ ಕೊಡಲಾಗುವುದು.¹³ (ಇದು) ಇವರು ತೋರಿಸಿದ ಸ್ವೈಯದ ಪ್ರತಿಫಲವಾಗಿದೆ. ಇವರು ಕೆಡುಕುಗಳನ್ನು ಒಳಿತಿನಿಂದ ದೂರೀಕರಿಸುತ್ತಾರೆ. ನಾವು ಇವರಿಗೆ ನೀಡಿರುವುದರಿಂದ ಖರ್ಚು ಮಾಡುತ್ತಾರೆ.

أُولَٰئِكَ يُؤْتَوْنَ أَجْرَهُم مَّرَّتَيْنِ بِمَا
صَبَرُوا وَإِن يَدْرؤُونَ بِأَحْسَنَةِ السَّيِّئَةِ
وَمِمَّا رَزَقْنَاهُمْ يُنفِقُونَ ﴿٥٤﴾

55. ಇವರು ಅಸಂಗತ ಮಾತನ್ನು ಕೇಳಿದಾಗ, "ನಮ್ಮ ಕರ್ಮ ನಮಗೆ ನಿಮ್ಮ ಕರ್ಮ ನಿಮಗೆ, ನಿಮಗೆ ಸಲಾಮ್. ತಿಳಿಗೇಡಿಗಳಂತೆ ವರ್ತಿಸಲು ನಾವು ಸಿದ್ಧರಿಲ್ಲ"¹⁴ ಎನ್ನುತ್ತಾ ದೂರ ಸರಿದು ಬಿಟ್ಟರು.

وَإِذَا سَمِعُوا اللَّغْوَ أَعْرَضُوا عَنْهُ
وَقَالُوا لَنَا أَعْمَالُنَا وَلَكُمْ أَعْمَالُكُمْ
سَلِّمْ عَلَيْكُمْ لَا تَبْتَغِ الْجَاهِلِينَ ﴿٥٥﴾

56. ಪ್ರವಾದಿಗಳೇ, ನೀವಿಚ್ಛಿಸಿದವರಿಗೆ ಸನ್ಮಾರ್ಗ ನೀಡಲು ನಿಮ್ಮಿಂದಾಗದು. ಆದರೆ ಅಲ್ಲಾಹನು ತಾನಿಚ್ಛಿಸಿದವರಿಗೆ ಸನ್ಮಾರ್ಗ ನೀಡುತ್ತಾನೆ. ಅವನು ಸನ್ಮಾರ್ಗ ಸ್ವೀಕರಿಸುವವರನ್ನು ಚೆನ್ನಾಗಿ ಅರಿತಿರುತ್ತಾನೆ.

إِنَّكَ لَا تَهْدِي مَنْ أَحْبَبْتَ وَلَكِنَّ
اللَّهَ يَهْدِي مَنْ يَشَاءُ وَهُوَ أَعْلَمُ
بِأَلْمُهْتَدِينَ ﴿٥٦﴾

57. "ನಾವು ನಿಮ್ಮೊಂದಿಗೆ ಈ ಸನ್ಮಾರ್ಗದ ಅನುಸರಣೆಯನ್ನು ಸ್ವೀಕರಿಸಿಕೊಂಡರೆ ನಾವು ನಮ್ಮ ನಾಡಿನಿಂದ ಕಿತ್ತೋಗೆಯಲ್ಲಡುವೆವು"¹⁵ ಎಂದು ಅವರು ಹೇಳುತ್ತಾರೆ. ಎಲ್ಲ ತರದ ಹಣ್ಣು

وَقَالُوا إِن تَتَّبِعِ الْهُدَىٰ مَعَنَا
تُتَخَذْ مِنْ أَرْضِنَا أَوْ لَكُمُ نُكْرٌ

12. ಗ್ರಂಥದವರಾದ ಯಹೂದಿಯರು ಮತ್ತು ಕ್ರೈಸ್ತರಲ್ಲರೂ ಇದರ ಮೇಲೆ ವಿಶ್ವಾಸವಿಡುತ್ತಾರೆಂದು ಇದರ ಅರ್ಥವಲ್ಲ. ಬದಲಾಗಿ ಇದು ಈ ಸೂಕ್ತದ ಅವತೀರ್ಣದ ಸಂದರ್ಭದಲ್ಲಿ ಸಂಭವಿಸಿದ ಘಟನೆಯ ಕಡೆಗಿರುವ ಸೂಚನೆ. ನೀವು ನಿಮ್ಮ ಮನೆಯ ಬಳಿ ಬಂದಿರುವ ಅನುಗ್ರಹವನ್ನು ನಿರಾಕರಿಸುತ್ತಿದ್ದೀರಿ. ಅದೇ ವೇಳೆ ಈ ಸುದ್ದಿ ತಲುಪಿದ ನಂತರ ದೂರದೂರದ ಜನರು ಅದರ ಬಳಿ ಬರುತ್ತಿದ್ದಾರೆ. ಅದರ ಮಹತ್ವವರಿತು ಅದರಿಂದ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಮಕ್ಕಾದವರಲ್ಲಿ ಒಂದು ರೀತಿಯ ಸಂಕೋಚವನ್ನು ಮೂಡಿಸುವುದು ಇದರ ಉದ್ದೇಶ. ಹಬಶ್‌ನಿಂದ (ಇಥಿಯೋಪಿಯಾ ಸುಮಾರು ಇಪ್ಪತ್ತು ಮಂದಿ ಕ್ರೈಸ್ತರು ಪ್ರವಾದಿವರ್ಯರ(ಸ) ಬಳಿ ಬಂದು ಅವರಿಂದ ಕುರ್ಆನನ್ನು ಆಲಿಸಿ ಇಸ್ಲಾಮ್ ಸ್ವೀಕಾರ ಮಾಡಿದ್ದರು. ಆ ಘಟನೆಯ ಕಡೆಗೇ ಇಲ್ಲಿ ಸೂಚಿಸಲಾಗಿದೆ.
13. ಅರ್ಥಾತ್- ಪೂರ್ವದ ಗ್ರಂಥಗಳ ಮೇಲೆ ವಿಶ್ವಾಸವಿಟ್ಟಿದ್ದಕ್ಕಾಗಿ ಒಂದು ಸತ್ಯ ಮತ್ತು ಕುರ್ಆನಿನ ಮೇಲೆ ವಿಶ್ವಾಸವಿಟ್ಟಿದ್ದಕ್ಕಾಗಿ ಇನ್ನೊಂದು ಸತ್ಯ.
14. ಅವರು ವಿಶ್ವಾಸವಿರಿಸಿದಾಗ ಅಬೂಜಹಲ್ ಅವರನ್ನು ಬಯ್ಯನು. ಇದನ್ನೇ ಇಲ್ಲಿ ಪ್ರಸ್ತಾಪಿಸಲಾಗುತ್ತಿದೆ.
15. ಇದು ಇಸ್ಲಾಮ್ ಸ್ವೀಕರಿಸದಿರಲು ಕುರೈಶ್ ಸತ್ಯನಿಷೇಧಿಗಳು ಮುಂದಿಡುತ್ತಿದ್ದ ನೆಪ. ಅವರ ಮಾತಿನ ಇಂಗಿತವೇನೆಂದರೆ, ಇಂದು ನಾವು ಸಮಸ್ತ ಅರೇಬಿಯಾದ ಬಹುದೇವಾರಾಧಕರ ನಾಯಕರಾಗಿದ್ದೇವೆ. ಆದರೆ ನಾವು ಮುಹಮ್ಮದ್(ಸ) ಮಾತು ಕೇಳಿದರೆ ಸಮಸ್ತ ಅರೇಬಿಯಾ ನಮ್ಮ ಶತ್ರುವಾಗಿ ಮಾರ್ಪಡುವುದು.

<p>ಹಂಪಲುಗಳು ನಮ್ಮ ಕಡೆಯಿಂದ ಜೀವನಾಧಾರವಾಗಿ ಹರಿದು ಬರುವಂತಹ ಒಂದು ಶಾಂತಿಮಯ 'ಹರಮನ್ನು' (ಸನ್ಮಾನ್ಯಸ್ಥಳ) ನಾವು ಇವರಿಗೆ ವಾಸಸ್ಥಾನವಾಗಿ ಮಾಡಿಲ್ಲವೇ? ಆದರೆ ಇವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.¹⁶</p>	<p>لَهُمْ حَرَمًا آمِنًا يُجْبَىٰ إِلَيْهِ تَسَرُّتًا كُلِّ شَيْءٍ رَّزَقًا مِّنْ لَّدُنَّا وَلَكِنَّ أَكْثَرَهُمْ لَا يَعْلَمُونَ ﴿٥٧﴾</p>
<p>58. ತಮ್ಮ ಸಂಪತ್ತೈಕರ್ಯಗಳ ಬಗ್ಗೆ ಅಹಂಭಾವ ಹೊಂದಿದ್ದ ಎಷ್ಟೋ ನಾಡುಗಳನ್ನು ನಾವು ನಾಶಗೊಳಿಸಿದ್ದೇವೆ. ಅದೋ ಅವರ ನಿವಾಸಗಳು ಪಾಳು ಬಿದ್ದಿರುವುದನ್ನು ನೋಡಿಕೊಳ್ಳಿರಿ. ಅವುಗಳಲ್ಲಿ ಅನಂತರ ಯಾರಾದರೂ ವಾಸಿಸಿದ್ದೇ ಅಪರೂಪ. ಕೊನೆಗೆ ನಾವೇ ಅವುಗಳ ವಾರೀಸುದಾರರಾದೆವು.¹⁷</p>	<p>وَكَم أَهْلَكْنَا مِنْ قَرِيبٍ بَطْرَتْ مَعِيشَتَهَا فَتِلْكَ مَسْكِنُهُمْ لَمْ تُكُنْ مِنْ بَعْدِهِمْ إِلَّا قَلِيلًا وَ كُنَّا نَحْنُ الْوَارِثِينَ ﴿٥٨﴾</p>
<p>59. ಅವರ ಕೇಂದ್ರದಲ್ಲಿ, ಅವರಿಗೆ ನಮ್ಮ ಸೂಕ್ತಗಳನ್ನು ಓದಿ ಹೇಳುವ ಸಂದೇಶವಾಹಕನೊಬ್ಬನನ್ನು ಕಳುಹಿಸುವ ವರೆಗೂ ನಿಮ್ಮ ಪ್ರಭು ನಾಡುಗಳನ್ನು ನಾಶಗೊಳಿಸುವವನಾಗಿರಲಿಲ್ಲ. ಆ ನಾಡುಗಳಲ್ಲಿರುವವರು ಅಕ್ರಮಿಗಳಾಗಿ ಬಿಡುವವರೆಗೂ ನಾವು ಅವುಗಳನ್ನು ನಾಶಗೊಳಿಸುವವರಾಗಿರಲಿಲ್ಲ.¹⁸</p>	<p>وَ مَا كَانَ رَبُّكَ مُهْلِكَ الْقُرَىٰ حَتَّىٰ يَبْعَثَ فِي أُمَّهَارِ سُوْلًا يَتْلُو عَلَيْهِمْ الْآيَاتِ وَأَمَا كُنَّا مُهْلِكِي الْقُرَىٰ إِلَّا وَ أَهْلَهَا ظَلِمُونَ ﴿٥٩﴾</p>
<p>60. ನಿಮಗೆ ಕೊಡಲಾಗಿರುವುದೆಲ್ಲವೂ ಕೇವಲ ಲೌಕಿಕ ಜೀವನದ ಸಾಧನ ಹಾಗೂ ಅದರ ಅಲಂಕಾರವಾಗಿದೆ ಮತ್ತು ಅಲ್ಲಾಹನ ಬಳಿಯಲ್ಲಿರುವುದೆಲ್ಲವೂ ಇದಕ್ಕಿಂತ ಉತ್ತಮ ಹಾಗೂ ಶಾಶ್ವತವಾಗಿ ಉಳಿಯುವವುಗಳಾಗಿವೆ. ನೀವು ಬುದ್ಧಿಯನ್ನು ಪಯೋಗಿಸುವುದಿಲ್ಲವೇ?</p>	<p>وَ مَا أَوْتَيْنَاكُمْ مِنْ شَيْءٍ فَمَتَّعَ الْحَيٰوةَ الدُّنْيَا وَ زَيَّنَّا لَهَا وَ مَا عِنْدَ اللّٰهِ خَيْرٌ وَ أَبْقَىٰ أَفَلَا تَعْقِلُونَ ﴿٦٠﴾</p>
<p>61. ನಾವು ಒಬ್ಬನಿಗೆ ಉತ್ತಮ ವಾಗ್ದಾನ ಮಾಡಿದ್ದು, ಅದನ್ನವನು ಪಡೆಯಲಿರುವನು. ಇಂಥವನು, ನಾವು ಕೇವಲ ಲೌಕಿಕ ಜೀವನದ</p>	<p>أَفَمَنْ وَعَدْنَاهُ وَعَدًّا حَسَنًا فَهُوَ لَا يَأْتِيهِ كَمَنْ مَّتَعْنَاهُ مَتَاعَ الْحَيٰوةِ</p>
<p>16. ಇದು ಅವರ ನೆಪಗಳಿಗೆ ಅಲ್ಲಾಹನು ನೀಡಿರುವ ಮೊದಲನೇ ಉತ್ತರವಾಗಿದೆ. ಅರ್ಥಾತ್ ಶಾಂತಿಧಾಮವಾದ ಮತ್ತು ಕೇಂದ್ರೀಯ ಸ್ಥಾನವಾದ 'ಹರಮ್'ನಿಂದಾಗಿಯೇ ಇಂದು ಲೋಕದಾದ್ಯಂತದ ವ್ಯಾಪಾರಿ ಸರಕು ಮರಳುಗಾಡಿನ ಈ ಬರಡು ಕಣಿವೆಗೆ ಹರಿದು ಬರುತ್ತಿದೆ. ಇದರ ಶಾಂತಿ, ನೆಮ್ಮದಿ ಮತ್ತು ಕೇಂದ್ರೀಯತೆಗೆ ನಿಮ್ಮ ಜಾಣ್ಮೆ ಕಾರಣವೇ?</p> <p>17. ಇದು ಅವರ ನೆಪಕ್ಕೆ ನೀಡಲಾದ ಎರಡನೆಯ ಉತ್ತರವಾಗಿದೆ. ಅರ್ಥಾತ್ ಯಾವ ಸಿರಿ-ಸಂಪತ್ತು ಮತ್ತು ಸುಖಕ್ಕಿಯ ಬಗ್ಗೆ ನೀವು ದುರಹಂಕಾರ ಪಡುತ್ತಿದ್ದೀರೋ ಮತ್ತು ಯಾವುದರ ನಷ್ಟದ ಭಯದಿಂದ ಸತ್ಯದಿಂದ ವಿಮುಖರಾಗಿ ಸತ್ಯನಿಷೇಧದಲ್ಲಿ ದೃಢವಾಗಿ ನಿಲ್ಲಬಯಸುತ್ತೀರೋ, ಆ ಅನುಗ್ರಹಗಳು ಒಂದೊಮ್ಮೆ ಆದ್, ಸಮೂದ್ ಮತ್ತು ಇತರ ಸಮುದಾಯಗಳಿಗೂ ಪ್ರಾಪ್ತವಿದ್ದುವು. ಹಾಗಿದ್ದರೂ ಅವು ಅವರನ್ನು ವಿನಾಶದಿಂದ ಸಂರಕ್ಷಿಸಿತೇ?</p> <p>18. ಇದು ಅವರ ನೆಪದ ಮೂರನೆಯ ಉತ್ತರವಾಗಿದೆ. ಮೊದಲು ನಾಶ ಹೊಂದಿದ ಸಮುದಾಯಗಳ ಜನರು ಅಕ್ರಮಿಗಳಾಗಿ ಮಾರ್ಪಟ್ಟಿದ್ದರು. ಆದರೆ ವಿನಾಶಕ್ಕೆ ಮೊದಲು ಅಲ್ಲಾಹನು ಪ್ರವಾದಿಯನ್ನು ಕಳುಹಿಸುವ ಮೂಲಕ ಅವರಿಗೆ ಎಚ್ಚರಿಕೆ ನೀಡಿದನು. ಎಚ್ಚರಿಕೆಯಿಂದಲೂ ಅವರು ಪಥಭ್ರಷ್ಟತೆಯಿಂದ ಮುಕ್ತರಾಗಿದ್ದಾಗ ಅವರನ್ನು ನಾಶಪಡಿಸಿದನು. ಇದೇ ಪರಿಸ್ಥಿತಿ ಈಗ ನಿಮಗೂ ಎದುರಾಗಿದೆ.</p>	

- ಸಾಧನಗಳನ್ನು ನೀಡಿದ್ದು ಆ ಬಳಿಕ ಪರಲೋಕದಲ್ಲಿ ಶಿಕ್ಷೆಗಾಗಿ ಹಾಜರುಗೊಳಿಸಲ್ಪಡಲಿರುವ ವ್ಯಕ್ತಿಯಂತೆ ಆಗಬಲ್ಲನೇ?
62. ಅವನು ಇವರನ್ನು ಕೂಗಿ ಕರೆದು, "ನೀವು ಕಲ್ಪಿಸಿಕೊಂಡಿದ್ದ ಆ ನನ್ನ ಸಹಭಾಗಿಗಳು ಎಲ್ಲಿದ್ದಾರೆ?" ಎಂದು ಕೇಳುವ ಆ ದಿನ(ವನ್ನು ಇವರು ಮರೆಯದಿರಲಿ).
63. ಈ ಮಾತು ಯಾರಿಗೆ ಅನ್ವಯಿಸುವುದೋ ಅವರು, "ನಮ್ಮ ಪ್ರಭೂ, ನಾವು ಖಂಡಿತವಾಗಿಯೂ ಇವರನ್ನೇ ದಾರಿಗಡಿಸಿದ್ದೆವು. ನಾವು ಸ್ವತಃ ದಾರಿಗಟ್ಟಂತೆಯೇ ಇವರನ್ನೂ ದಾರಿಗಡಿಸಿದ್ದೆವು.¹⁹ ನಾವು ನಿನ್ನ ಮುಂದೆ ಹೊಣೆ ಮುಕ್ತತೆಯನ್ನು ಪ್ರಕಟಿಸುತ್ತೇವೆ. ಇವರು ನಮ್ಮ ಆರಾಧನೆಯನ್ನಂತು ಮಾಡುತ್ತಿರಲಿಲ್ಲ"²⁰ ಎಂದು ಹೇಳುವರು.
64. ತರುವಾಯ ಇವರೊಡನೆ, "ನೀವೀಗ ನೀವು ನೇಮಿಸಿಕೊಂಡಿದ್ದ ಸಹಭಾಗಿಗಳನ್ನು ಕೂಗಿ ಕರೆಯಿರಿ" ಎನ್ನಲಾಗುವುದು. ಇವರು ಅವರನ್ನು ಕೂಗಿ ಕರೆಯುವರು. ಆದರೆ ಅವರು ಇವರಿಗೆ ಏನೂ ಉತ್ತರ ಕೊಡಲಾರರು ಮತ್ತು ಇವರು ಯಾತನೆಯನ್ನು ಕಣ್ಣಾರೆ ಕಾಣುವರು. ಅಕಟ! ಇವರು ಸನ್ಮಾರ್ಗ ಸ್ವೀಕರಿಸುವವರಾಗಿದ್ದರೆ!
65. ಅವನು ಇವರನ್ನು ಕೂಗಿ ಕರೆಯುವ ಹಾಗೂ "ನಿಮಗೆ ಕಳುಹಿಸಲಾಗಿದ್ದ ಸಂದೇಶವಾಹಕರಿಗೆ ನೀವೇನು ಉತ್ತರ ಕೊಟ್ಟಿದ್ದೀರಿ?" ಎಂದು ಕೇಳಲಿರುವ ಆ ದಿನ(ವನ್ನು ಇವರು ಮರೆತು ಬಿಡದಿರಲಿ)
66. ಆಗ ಇವರಿಗೆ ಯಾವ ಉತ್ತರವೂ ಹೊಳೆಯಲಾರದು ಮತ್ತು ಇವರು ಪರಸ್ಪರರೊಡನೆ ಕೇಳಿಕೊಳ್ಳಲಿಕ್ಕೂ ಸಾಧ್ಯವಾಗದು.
67. ಆದರೆ ಇಂದು ಪಶ್ಚಾತ್ತಾಪ ಪಟ್ಟು ಸತ್ಯವಿಶ್ವಾಸ ಸ್ವೀಕರಿಸಿ
- الدُّنْيَا تَمَّ هُوَ يَوْمَ الْقِيَامَةِ مِنَ الْمُحْضَرِينَ ﴿١٩﴾
- وَيَوْمَ يُنَادِيهِمْ فَيَقُولُ أَيْنَ شُرَكَائِيَ الَّذِينَ كُنْتُمْ تَزْعُمُونَ ﴿٢٠﴾
- قَالَ الَّذِينَ حَقَّ عَلَيْهِمُ الْقَوْلُ رَبَّنَا هَؤُلَاءِ الَّذِينَ أَغْوَيْنَا أَغْوَيْنَاهُمْ كَمَا أَغْوَيْنَا تَبَرَّأْنَا إِلَيْكَ مَا كَانُوا إِيَّانَا يَعْبُدُونَ ﴿٢١﴾
- وَقِيلَ ادْعُوا شُرَكَاءَكُمْ فَادْعُوهُمْ فَاكْفَرْتُمْ بِيَوْمِئِذٍ وَرَأَوُا الْعَذَابَ لَوْ أَنَّهُمْ كَانُوا يَهْتَدُونَ ﴿٢٢﴾
- وَيَوْمَ يُنَادِيهِمْ فَيَقُولُ مَاذَا أَجَبْتُمُ الْمُرْسَلِينَ ﴿٢٣﴾
- فَعَبِيثٌ عَلَيْهِمُ الْأَنْبَاءُ يَوْمَئِذٍ فَهُمْ لَا يَتَسَاءَلُونَ ﴿٢٤﴾
- فَأَمَّا مَنْ تَابَ وَآمَنَ وَعَمِلَ صَالِحًا

19. ಅರ್ಥಾತ್- ಭೂಮಿಯಲ್ಲಿ ದೇವನಿಗೆ ಭಾಗೀದಾರರೆಂದು ಪರಿಗಣಿಸಲಾದ ಮಾನವರ ಮತ್ತು ಜಿನ್ನಾಗಳ ಪೈಕಿಯ ಪಿತೃಚಿಗಳು. ಅವರ ಮಾತಿನ ಆಧಾರದಲ್ಲಿ ಅಲ್ಪಾಹನ ಮತ್ತು ಪ್ರವಾದಿಯ ಮಾತನ್ನು ಉಲ್ಲಂಘಿಸಲಾಗಿತ್ತು. ಅವರ ಮೇಲಿನ ವಿಶ್ವಾಸದಿಂದ ಸನ್ಮಾರ್ಗವನ್ನು ಬಿಟ್ಟು ಜೀವನದ ತಪ್ಪು ಮಾರ್ಗಗಳನ್ನು ಅನುಸರಿಸಲಾಗಿತ್ತು. ಇಂತಹವರನ್ನು ಯಾರಾದರೂ ಆರಾಧ್ಯ ಅಥವಾ ಪ್ರಭು ಎಂದು ಕರೆದಿರಲಿ ಕರೆಯದೆ ಇರಲಿ ಅವರ ಅನುಸರಣೆ ಮತ್ತು ಆಜ್ಞಾಪಾಲನೆಯನ್ನು ದೇವನ ಅನುಸರಣೆ ಮತ್ತು ಆಜ್ಞಾಪಾಲನೆ ಮಾಡುವಂತೆ ಮಾಡಿದರೆ ಅವರನ್ನು ದೇವತ್ವದಲ್ಲಿ ಸಹಭಾಗಿಯೆಂದು ಪರಿಗಣಿಸಿದಂತೆಯೇ ಸರಿ.

20. ಅರ್ಥಾತ್- ಇವರು ನಮ್ಮ ದಾಸರಲ್ಲ. ಬದಲಾಗಿ ತಮ್ಮ ಚಿತ್ತದ ದಾಸ್ಯವನ್ನು ಸ್ವೀಕರಿಸಿದವರಾಗಿದ್ದಾರೆ.

- ಸತ್ಕರ್ಮವೆಸಗಿದವನು ಅಲ್ಲಿ ತಾನು ವಿಜಯಿಗಳಲ್ಲಾಗುವೆನೆಂದು ನಿರೀಕ್ಷಿಸಬಹುದು.
68. ನಿಮ್ಮ ಪ್ರಭು ತಾನಿಚ್ಛಿಸಿದ್ದನ್ನು ಸೃಷ್ಟಿಸುತ್ತಾನೆ ಮತ್ತು (ಅವನು ತಾನಿಚ್ಛಿಸಿದವರನ್ನು ತನ್ನ ಕಾರ್ಯಕ್ಕಾಗಿ ಸ್ವತಃ) ಆರಿಸಿಕೊಳ್ಳುತ್ತಾನೆ. ಈ ಆಯ್ಕೆ ಇವರು ಮಾಡುವ ಕಾರ್ಯವಲ್ಲ. ಅಲ್ಲಾಹನು ಪರಮ ಪಾವನನು ಮತ್ತು ಇವರು ಮಾಡುತ್ತಿರುವ 'ದೇವಸಹಭಾಗಿತ್ವ' ದಿಂದ ಬಹಳ ಉನ್ನತನಾಗಿರುತ್ತಾನೆ.
69. ಇವರು ತಮ್ಮ ಹೃದಯಗಳಲ್ಲಿ ಬಚ್ಚಿಟ್ಟಿರುವುದನ್ನೂ ಪ್ರಕಟಗೊಳಿಸುವುದನ್ನೂ ನಿಮ್ಮ ಪ್ರಭು ತಿಳಿದಿರುವನು.
70. ಅವನೇ ಏಕೈಕ ಅಲ್ಲಾಹ್. ಅವನ ಹೊರತು ಬೇರಾರೂ ಉಪಾಸನೆಗೆ ಅರ್ಹರಿಲ್ಲ. ಈ ಲೋಕದಲ್ಲೂ ಪರಲೋಕದಲ್ಲೂ ಸಕಲ ಸ್ತುತಿ ಸ್ತೋತ್ರಗಳು ಅವನಿಗೇ ಮೀಸಲು. ಪರಮಾಧಿಕಾರ ಅವನದು. ನೀವೆಲ್ಲರೂ ಅವನ ಕಡೆಗೇ ಮರಳಿಸಲ್ಪಡಲಿರುವಿರಿ.
71. ಸಂದೇಶವಾಹಕರೇ, ಅಲ್ಲಾಹನು ಪುನರುತ್ಥಾನ ದಿನದ ವರೆಗೂ ನಿಮ್ಮ ಮೇಲೆ ಶಾಶ್ವತವಾಗಿ ರಾತ್ರಿಯನ್ನೇ ಕವಿಸಿಬಿಟ್ಟರೆ, ನಿಮಗೆ ಪ್ರಕಾಶವನ್ನು ತಂದು ಕೊಡಲು ಅಲ್ಲಾಹನ ಹೊರತು ಬೇರಾವ ದೇವರು ತಾನೇ ಇದ್ದಾನೆಂದು ನೀವೆಂದಾದರೂ ಆಲೋಚಿಸಿರುವಿರಾ? ನೀವು ಆಲಿಸುತ್ತಿಲ್ಲವೇ? ಎಂದು ಇವರೊಡನೆ ಕೇಳಿರಿ.
72. ಅಲ್ಲಾಹನು ನಿಮ್ಮ ಮೇಲೆ ಪುನರುತ್ಥಾನ ದಿನದ ವರೆಗೆ ಶಾಶ್ವತವಾಗಿ ಹಗಲನ್ನೇ ಆವರಿಸಿ ಬಿಟ್ಟರೆ ನೀವು ವಿಶ್ರಾಂತಿ ಪಡೆಯುವಂತಹ ರಾತ್ರಿಯನ್ನು ನಿಮಗೆ ತಂದು ಕೊಡಲು ಅಲ್ಲಾಹನ ಹೊರತು ಬೇರಾವ ಆರಾಧ್ಯನು ತಾನೇ ಇದ್ದಾನೆಂದು ನೀವೆಂದಾದರೂ ಆಲೋಚಿಸಿರುವಿರಾ? ನಿಮಗೆ ತೋರುವುದಿಲ್ಲವೇ? ಎಂದು ಇವರೊಡನೆ ಕೇಳಿರಿ.
73. ನೀವು ಕೃತಜ್ಞರಾಗುವಿರೆಂದು ನಿರೀಕ್ಷಿಸಿ, ನೀವು (ರಾತ್ರಿ ಕಾಲದಲ್ಲಿ) ವಿಶ್ರಾಂತಿ ಪಡೆಯುವಂತೆಯೂ (ಹಗಲು ಹೊತ್ತಿನಲ್ಲಿ) ನಿಮ್ಮ ಪ್ರಭುವಿನ ಅನುಗ್ರಹವನ್ನು ಅರಸುವಂತೆಯೂ ರಾತ್ರಿ ಹಗಲುಗಳನ್ನು ಉಂಟು ಮಾಡಿದುದು ಅವನದೇ ಕೃಪೆಯಾಗಿದೆ.

فَعَسَىٰ أَنْ يَكُونَ مِنَ الْمُفْلِحِينَ ﴿٣٧﴾

وَرَبُّكَ يَخْلُقُ مَا يَشَاءُ وَيَخْتَارُ مَا كَانَ لَهُمُ الْخِيَرَةُ سُبْحَانَ اللَّهِ وَتَعَالَىٰ عَمَّا يُشْرِكُونَ ﴿٣٨﴾

وَرَبُّكَ يَعْلَمُ مَا تُكِنُّ صُدُورُهُمْ وَمَا يُعْلِنُونَ ﴿٣٩﴾

وَهُوَ اللَّهُ لَا إِلَهَ إِلَّا هُوَ لَهُ الْحُدُودُ فِي الْأُولَىٰ وَالْآخِرَةِ ۚ وَهُوَ الْحَكِيمُ وَإِلَيْهِ تُرْجَعُونَ ﴿٤٠﴾

قُلْ أَرَأَيْتُمْ إِنْ جَعَلَ اللَّهُ عَلَيْكُمُ اللَّيْلَ سَرْمَدًا إِلَىٰ يَوْمِ الْقِيَامَةِ مَنْ إِلَهُ غَيْرُ اللَّهِ يَأْتِيكُمْ بِضِيَاءٍ أَوْ لَآ تَسْعَوْنَ ﴿٤١﴾

قُلْ أَرَأَيْتُمْ إِنْ جَعَلَ اللَّهُ عَلَيْكُمُ النَّهَارَ سَرْمَدًا إِلَىٰ يَوْمِ الْقِيَامَةِ مَنْ إِلَهُ غَيْرُ اللَّهِ يَأْتِيكُمْ بِاللَّيْلِ تَسْكُونُونَ فِيهِ أَوْ لَآ تَبْصُرُونَ ﴿٤٢﴾

وَمِنْ رَحْمَتِهِ جَعَلَ لَكُمُ اللَّيْلَ وَالنَّهَارَ لِتَسْكُنُوا فِيهِ وَلِتَبْتَغُوا مِنْ فَضْلِهِ ۚ وَكَفَّكُمْ تَسْكُرُونَ ﴿٤٣﴾

74. ಅವನು ಇವರನ್ನು ಕೂಗಿ ಕರೆದು, "ನೀವು ಕಲ್ಪಿಸಿಕೊಂಡಿದ್ದ ನನ್ನ ಸಹಭಾಗಿಗಳು ಎಲ್ಲಿದ್ದಾರೆ?" ಎಂದು ಕೇಳಿರುವ ಆ ದಿನ(ವನ್ನು ಇವರು ನೆನಪಿಟ್ಟುಕೊಂಡಿರಲಿ).

وَيَوْمَ يُنَادِيهِمْ فَيَقُولُ أَيْنَ شُرَكَائِيَ
الَّذِينَ كُنْتُمْ تَزْعُمُونَ ﴿٧٤﴾

75. ನಾವು ಪ್ರತಿಯೊಂದು ಸಮುದಾಯದಿಂದ ಒಬ್ಬ ಸಾಕ್ಷಿಯನ್ನು ಹೊರ ತೆಗೆದು, "ಈಗ ನಿಮ್ಮ ಪುರಾವೆ ತನ್ನಿರಿ" ಎಂದು ಹೇಳುವೆವು. ಆಗ ಸತ್ಯ ಅಲ್ಲಾಹನ ಕಡೆಗಿದೆಯೆಂದು ಇವರಿಗೆ ತಿಳಿದು ಬರುವುದು. ಇವರು ಸೃಷ್ಟಿಸಿಕೊಂಡಿರುವ ಎಲ್ಲಾ ಮಿಥ್ಯಗಳೂ ಮಾಯವಾಗಿ ಹೋಗುವುವು.

وَنَزَعْنَا مِنْ كُلِّ أُمَّةٍ شَهِيدًا فَقُلْنَا
هَاتُوا بُرْهَانَكُمْ فَعَلِمُوا أَنَّ الْحَقَّ لِلَّهِ
وَضَلَّ عَنْهُمْ مَمَّا كَانُوا يَعْتَرُونَ ﴿٧٥﴾

76. (ಇದೊಂದು ಘಟನೆ). ಕಾರೂನ್, ಮೂಸಾರ ಜನಾಂಗದ ಒಬ್ಬ ವ್ಯಕ್ತಿಯಾಗಿದ್ದನು. ಅವನು ತನ್ನ ಜನಾಂಗದ ವಿರುದ್ಧ ಬಂಡಾಯವೆದ್ದನು. ನಾವು ಅವನಿಗೆ ಅದೆಷ್ಟು ಭಂಡಾರಗಳನ್ನು ನೀಡಿದ್ದೆವೆಂದರೆ ಅವುಗಳ ಬೀಗದ ಕೈಗಳನ್ನು ಬಲಶಾಲಿಗಳ ಒಂದು ಸಮೂಹವು ಬಹಳ ಕಷ್ಟದಿಂದ ಎತ್ತಬಹುದಾಗಿತ್ತು. ಒಮ್ಮೆ ಅವನ ಜನಾಂಗದವರು ಅವನೊಡನೆ- "ಅಹಂಕಾರ ಪಡಬೇಡ. ಅಹಂಕಾರ ಪಡುವವರನ್ನು ಅಲ್ಲಾಹನು ಮೆಚ್ಚುವುದಿಲ್ಲ.

إِنَّ قَارُونَ كَانَ مِنْ قَوْمِ مُوسَى فَبَغَى
عَلَيْهِمْ ۖ وَاتَيْنَاهُ مِنَ الْكُنُوزِ مَا إِنَّ
مَفَاتِحَها لَتَتَوَّأُّ بِالْعُصْبَةِ أُولِيَ الْقُوَّةِ
إِذْ قَالَ لَهُ قَوْمُهُ لَا تَفْرَحْ إِنَّ
اللَّهَ لَا يُحِبُّ الْفَرِحِينَ ﴿٧٦﴾

77. ಅಲ್ಲಾಹನು ನಿನಗೆ ನೀಡಿರುವ ಸಂಪತ್ತಿನಿಂದ ನೀನು ಪರಲೋಕಗೃಹ ನಿರ್ಮಾಣ ಮಾಡುವ ಕುರಿತು ಚಿಂತಿಸು ಮತ್ತು ಇಹಲೋಕ ದಿಂದಲೂ ನಿನ್ನ ಪಾಲನ್ನು ಮರೆಯಬೇಡ. ಅಲ್ಲಾಹನು ನಿನಗೆ ಉಪಕಾರ ಮಾಡಿದಂತೆಯೇ ನೀನೂ ಪರೋಪಕಾರ ಮಾಡು ಮತ್ತು ಭೂಮಿಯಲ್ಲಿ ಕ್ಷೋಭೆಯನ್ನುಂಟು ಮಾಡಲು ಪ್ರಯತ್ನಿಸ ಬೇಡ. ಅಲ್ಲಾಹನು ಕ್ಷೋಭೆಯನ್ನುಂಟು ಮಾಡುವವರನ್ನು ಮೆಚ್ಚುವುದಿಲ್ಲ."

وَابْتَغِ فِيمَا آتَاكَ اللَّهُ الدَّارَ الْآخِرَةَ
وَلَا تَنْسَ نَصِيبَكَ مِنَ الدُّنْيَا ۗ
أَحْسِنُ كَمَا أَحْسَنَ اللَّهُ إِلَيْكَ
وَلَا تَتَّبِعِ
الْفُسَادَ فِي الْأَرْضِ ۗ إِنَّ اللَّهَ
يُحِبُّ الْمُفْسِدِينَ ﴿٧٧﴾

78. ಅದಕ್ಕೆ ಅವನು, "ಇವೆಲ್ಲ ನನಗೆ ಪ್ರಾಪ್ತವಾಗಿರುವ ಜ್ಞಾನದಿಂದಾಗಿ ನನಗೆ ಒದಗಿವೆ" ಎಂದನು. ಅಲ್ಲಾಹನು ಇದಕ್ಕಿಂತ ಮುಂಚೆ ಅವನಿಗಿಂತಲೂ ಹೆಚ್ಚು ಶಕ್ತಿ ಹಾಗೂ ಜನಬಲವನ್ನು ಹೊಂದಿದ್ದ ವರನ್ನು ನಾಶಗೊಳಿಸಿರುವನೆಂಬುದು ಅವನಿಗೆ ತಿಳಿದಿರಲಿಲ್ಲವೇ? ಅಪರಾಧಿಗಳೊಡನೆ ಅವರ ಪಾಪಗಳ ಕುರಿತು ಪ್ರಶ್ನಿಸ ಲಾಗುವುದಿಲ್ಲ.²¹

قَالَ إِنَّمَا أُوتِيتُهُ عَلَىٰ عِلْمٍ عِنْدِي
أَوَلَمْ يَعْلَم أَنَّ اللَّهَ قَدْ أَهْلَكَ
مَنْ قَبْلَهُ مِنَ الْقُرُونِ مَنْ هُوَ أَشَدُّ مِنْهُ
تُؤَةً ۗ وَكَثُرَ جَعْلًا ۗ وَلَا يُسْأَلُ
عَنْ ذُنُوبِهِمُ الْمُجْرِمُونَ ﴿٧٨﴾

21. ಅರ್ಥಾತ್- ಅಪರಾಧಿಗಳು ನಾವು ಮಹಾ ಸಚ್ಚರಿತ ವ್ಯಕ್ತಿಗಳಾಗಿದ್ದೇವೆ ಎಂದೇ ವಾದಿಸುತ್ತಾರೆ, ತಮ್ಮೊಳಗೆ ಯಾವುದಾದರೂ ಕೆಡುಕು ಇದೆ ಎಂಬುದನ್ನು ಅವರು ಒಪ್ಪಿಕೊಳ್ಳುವುದಿಲ್ಲ. ಆದರೆ ಅವರಿಗೆ ನೀಡಲಾಗುವ ಶಿಕ್ಷೆ ಅವರ ತಪ್ಪೊಪ್ಪಿಗೆಯನ್ನು ಹೊಂದಿಕೊಂಡಿರುವುದಿಲ್ಲ. ಅವರನ್ನು ಹಿಡಿಯಲಾಗುವಾಗ ನಿಮ್ಮ ಪಾಪಗಳಾವುವು ಎಂದು ಕೇಳಿ ಹಿಡಿಯಲಾಗುವುದಿಲ್ಲ.

79. ಒಂದು ದಿನ ಅವನು ತನ್ನ ಜನಾಂಗದ ಮುಂದೆ ತನ್ನ ಸಂಪೂರ್ಣ ರೀವಿಯೊಂದಿಗೆ ಹೊರಟನು. ಲೌಕಿಕ ಜೀವನವನ್ನು ಬಯಸುವವರು ಅವನನ್ನು ಕಂಡು "ಕಾರೂನನಿಗೆ ನೀಡಲಾಗಿರುವುದೇ ನಮಗೂ ಸಿಗುತ್ತಿದ್ದರೆ! ಎನ್ನ ತೊಡಗಿದರು. ಇವನು ಮಹಾ ಅದೃಷ್ಟಶಾಲಿ."

فَخَرَجَ عَلَى قَوْمِهِ فِي زِينَتِهِ قَالَ
الَّذِينَ يُرِيدُونَ الْحَيَاةَ الدُّنْيَا لِيَكُنَّ
لَنَا مِثْلَ مَا أُوتِيَ قَارُونَ إِنَّهُ
لُدُو حَظٍّ عَظِيمٍ ﴿٧٩﴾

80. ಆದರೆ ಜ್ಞಾನವಿದ್ದವರು, "ಅಯ್ಯೋ ನಿಮ್ಮ ಅವಸ್ಥೆಯೇ! ಸತ್ಯವಿಶ್ವಾಸವನ್ನು ಸ್ವೀಕರಿಸಿ, ಸತ್ಕರ್ಮವೆಸಗಿದವರಿಗೆ ಅಲ್ಲಾಹನ ಪುಣ್ಯಫಲವೇ ಮೇಲು. ಈ ಸಂಪತ್ತು, ಸಹನೆ ಯುಳ್ಳವರಿಗಲ್ಲದೆ ಬೇರಾರಿಗೂ ಸಿಗುವುದಿಲ್ಲ" ಎಂದು ಹೇಳಿದರು.

وَقَالَ الَّذِينَ أُوتُوا الْعِلْمَ وَيُكْفَرُ
ثَوَابَ اللَّهِ خَيْرٌ لِمَنْ آمَنَ وَعَمِلَ
صَالِحًا وَلَا يُفْلِحُهَا إِلَّا الصَّابِرُونَ ﴿٨٠﴾

81. ಕೊನೆಗೆ ನಾವು ಅವನನ್ನೂ ಅವನ ಮನೆಯನ್ನೂ ನೆಲದೊಳಕ್ಕೆ ಹುದುಗಿಸಿ ಬಿಟ್ಟೆವು. ಆಗ ಅಲ್ಲಾಹನಿಗೆದುರು ಅವನ ನೆರವಿಗೆ ಬರಲು ಅವನಿಗೆ ಯಾವ ಸಹಾಯಕ ತಂಡವೂ ಇರಲಿಲ್ಲ ಮತ್ತು ಸ್ವತಃ ತನಗೆ ಸಹಾಯ ಮಾಡಿಕೊಳ್ಳಲಿಕ್ಕೂ ಅವನಿಂದಾಗಲಿಲ್ಲ.

فَخَسَفْنَا بِهِ وَبِدَارِهِ الْأَرْضَ فَمَا
كَانَ لَهُ مِنْ فَعَالٍ يَنْصُرُونَ
مِنْ دُونِ اللَّهِ وَمَا كَانَ مِنَ
الْمُنْتَصِرِينَ ﴿٨١﴾

82. ನಿನ್ನೆಯ ವರೆಗೆ ಅವನ ಸ್ಥಾನಮಾನಕ್ಕೆ ಆಶೆಪಡುತ್ತಿದ್ದವರು, "ಅಯ್ಯೋ ಅಲ್ಲಾಹ್ ತನ್ನ ದಾಸರ ಪೈಕಿ ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ಸಮೃದ್ಧವಾಗಿ ನೀಡುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಅದನ್ನು ಪರಿಮಿತವಾಗಿ ಕೊಡುತ್ತಾನೆಂಬುದನ್ನು ನಾವು ಮರೆತು ಬಿಟ್ಟಿದ್ದೆವು. ಅಲ್ಲಾಹನು ನಮ್ಮ ಮೇಲೆ ದಯೆ ತೋರಿದರು ತಿದ್ದರೆ ನಮ್ಮನ್ನೂ ನೆಲದಲ್ಲಿ ಹುದುಗಿಸಿ ಬಿಡುತ್ತಿದ್ದನು. ಅಯ್ಯೋ ಸತ್ಯನಿಷೇಧಿಗಳು ಯಶಸ್ವಿಯಾಗುವುದಿಲ್ಲ ವೆಂಬುದು ನಮಗೆ ಮರೆತೇ ಹೋಗಿತ್ತು" ಎಂದರು.

وَاصْبَحَ الَّذِينَ تَمَتَّعُوا بِمَكَانِهِ
بِالْأَمْسِ يَقُولُونَ وَيَكَفِّرُ اللَّهُ
يَبْسُطُ الرِّزْقَ لِمَنْ يَشَاءُ مِنْ عِبَادِهِ
وَيَقْدِرُ لَوْ أَرَادَ أَنْ مَنَّ اللَّهُ عَلَيْنَا لَخَسَفَ
بِنَا وَبِكَانَتِ الْكُفْرُورُونَ ﴿٨٢﴾

83. ನಾವು ಆ ಪರಲೋಕದ²² ಗೃಹವನ್ನು ಭೂಮಿಯಲ್ಲಿ ತಮ್ಮ ದೊಡ್ಡಸ್ತಿಕೆಯನ್ನು ಬಯಸದವರಿಗಾಗಿ ಹಾಗೂ ಕ್ಷೋಭೆಯನ್ನುಂಟು ಮಾಡಬಯಸದವರಿಗಾಗಿ ಕಾದಿರಿಸುವೆವು. ಅಂತಿಮ ವಿಜಯವು ಧರ್ಮನಿಷ್ಠರಿಗಾಗಿಯೇ ಇದೆ.

تِلْكَ الدَّارُ الْآخِرَةُ نَجْعَلُهَا لِلَّذِينَ
لَا يُرِيدُونَ عُلُوًّا فِي الْأَرْضِ وَلَا
فَسَادًا وَالْعَاقِبَةُ لِلْمُتَّقِينَ ﴿٨٣﴾

84. ಯಾರು ಒಳಿತಿನೊಂದಿಗೆ ಬರುವನೋ ಅವನಿಗಾಗಿ ಅದಕ್ಕಿಂತ ಉತ್ತಮ ಒಳಿತು ಇದೆ. ಇನ್ನು ಯಾರಾದರೂ ಕೆಡುಕುಗಳೊಂದಿಗೆ

مَنْ جَاءَ بِالْحَسَنَةِ فَلَهُ خَيْرٌ مِنْهَا وَمَنْ
جَاءَ بِالسَّيِّئَةِ فَلَا يُجْزَى الَّذِينَ عَمِلُوا

22. ಅರ್ಥಾತ್- ನೈಜ ಯಶಸ್ಸಿನ ತಾಣವಾದ ಸ್ವರ್ಗ.

ಬಂದರೆ, ಅವರು ಎಸಗುತ್ತಿದ್ದ ಕೆಡುಕುಗಳಿಗೆ ತಕ್ಕದಾಗಿಯೇ ಪ್ರತಿಫಲ ಸಿಗುವುದು.

85. ಪೈಗಂಬರರೇ, ನಿಮ್ಮ ಮೇಲೆ ಈ ಕುರ್ಆನನ್ನು ಕಡ್ಡಾಯ ಗೊಳಿಸಿರುವವನು²³ ನಿಮ್ಮನ್ನು ಖಂಡಿತ ಒಂದು ಅತ್ಯುತ್ತಮ ಪರಿಣಾಮಕ್ಕೆ ಮುಟ್ಟಿಸಲಿರುವನು. "ಸನ್ಮಾರ್ಗವನ್ನು ತೆಗೆದುಕೊಂಡು ಬಂದಿರುವವನು ಯಾರು ಮತ್ತು ಸುವ್ಯಕ್ತ ಪಥಭ್ರಷ್ಟತೆಯಲ್ಲಿ ಸಿಲುಕಿದವನಾರು ಎಂಬುದನ್ನು ನನ್ನ ಪ್ರಭು ಚೆನ್ನಾಗಿ ಬಲ್ಲನು" ಎಂದು ಇವರೊಡನೆ ಹೇಳಿ ಬಿಡಿರಿ.

86. ನಿಮ್ಮ ಮೇಲೆ ಗ್ರಂಥವು ಇಳಿಸಲ್ಪಡುವುದೆಂದು ನೀವು ಖಂಡಿತ ನಿರೀಕ್ಷಿಸಿರಲಿಲ್ಲ. ಇದು ಕೇವಲ ನಿಮ್ಮ ಪ್ರಭುವಿನ ಕೃಪೆಯಿಂದ (ನಿಮ್ಮ ಮೇಲೆ ಅವತೀರ್ಣಗೊಂಡಿದೆ.) ಆದುದರಿಂದ ನೀವು ಸತ್ಯನಿಷೇಧಿಗಳ ಸಹಕಾರಿಗಳಾಗಬೇಡಿರಿ.

87. ಅಲ್ಲಾಹನ ಸೂಕ್ತಗಳು ನಿಮ್ಮ ಮೇಲೆ ಅವತೀರ್ಣಗೊಂಡರೆ ಸತ್ಯನಿಷೇಧಿಗಳು ಎಂದಿಗೂ ನಿಮ್ಮನ್ನು ಅವುಗಳಿಂದ ತಡೆಯ ದಿರಲಿ. ನಿಮ್ಮ ಪ್ರಭುವಿನ ಕಡೆಗೆ ಆಹ್ವಾನಿಸಿರಿ ಮತ್ತು ಎಷ್ಟು ಮಾತ್ರಕ್ಕೂ ಬಹುದೇವವಿಶ್ವಾಸಿಗಳಲ್ಲಾಗಬೇಡಿರಿ.

88. ಅಲ್ಲಾಹನೊಂದಿಗೆ ಇತರ ಯಾವುದೇ ದೇವರನ್ನು ಪ್ರಾರ್ಥಿಸಬೇಡಿರಿ. ಅವನ ಹೊರತು ಬೇರಾವ ಆರಾಧ್ಯನೂ ಇಲ್ಲ. ಅವನ ಅಸ್ತಿತ್ವದ ಹೊರತು ಎಲ್ಲ ವಸ್ತುಗಳೂ ನಾಶ ಹೊಂದಲಿವೆ. ಸಾರ್ವಭೌಮತೆ ಅವನಿಗೇ ಮೀಸಲು ಮತ್ತು ನೀವೆಲ್ಲರೂ ಅವನ ಕಡೆಗೇ ಮರಳಿ ಲಿರುವಿರಿ.

السَّيِّئَاتِ إِلَّا مَا كَانُوا يَعْمَلُونَ ﴿١٤﴾


إِنَّ الَّذِي فَرَضَ عَلَيْكَ الْقُرْآنَ لَرَادُّكَ إِلَىٰ مَعَادٍ قُلْ رَبِّي أَعْلَمُ مَنْ جَاءَ بِالْهُدَىٰ وَمَنْ هُوَ فِي ضَلَالٍ مُّبِينٍ ﴿١٥﴾

وَمَا كُنْتَ تَرْجُو أَن يُلْقَىٰ إِلَيْكَ الْكِتَابُ إِلَّا رَحْمَةً مِنِّي ۗ فَلا تَكُونَنَّ ظَهِيرًا لِّلْكَافِرِينَ ﴿١٦﴾

وَلَا يَصُدُّكَ عَنْ آيَاتِ اللَّهِ بَعْدَ إِذْ أَنْزَلْنَا إِلَيْكَ وَادْعُ إِلَىٰ سَبِيلِكَ ۗ وَلَا تَكُونَنَّ مِنَ الْمُشْرِكِينَ ﴿١٧﴾

وَلَا تَدْعُ مَعَ اللَّهِ إِلَهًا آخَرَ ۗ لَا إِلَهَ إِلَّا هُوَ ۗ كُلُّ شَيْءٍ هَالِكٌ إِلَّا وَجْهَهُ ۗ لَهُ الْحُكْمُ وَإِلَيْهِ تُرْجَعُونَ ﴿١٨﴾

23. ಅರ್ಥಾತ್- ಈ ಕುರ್ಆನನ್ನು ದೇವ ಸೃಷ್ಟಿಗಳಿಗೆ ತಲಪಿಸುವ, ಅದರ ಬೋಧನೆ ನೀಡುವ ಮತ್ತು ಅದರ ಮಾರ್ಗದರ್ಶನದಂತೆ ಲೋಕದ ಸುಧಾರಣೆ ಮಾಡುವ ಕರ್ತವ್ಯ ನಿಮ್ಮ ಮೇಲಿದೆ.



(ಅವತೀರ್ಣ - ಮಕ್ಕಾದಲ್ಲಿ)



ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

الْمَاءِ

1. ಅಲಿಫ್ ಲಾಮ್ ಮಿಮ್.
2. "ನಾವು ವಿಶ್ವಾಸವಿರಿಸಿದೆವು" ಎಂದ ಮಾತ್ರಕ್ಕೆ ಅವರನ್ನು ಬಿಟ್ಟು ಬಿಡಲಾಗುವುದೆಂದೂ ಅವರನ್ನು ಪರೀಕ್ಷೆಗೊಳಪಡಿಸಲಾಗದೆಂದೂ ಜನರು ತಿಳಿದುಕೊಂಡಿರುವರೇ?
3. ವಸ್ತುತಃ ನಾವು ಇವರಿಗಿಂತ ಮುಂಚೆ ಗತಿಸಿ ಹೋದವರನ್ನು ಪರೀಕ್ಷೆಗೊಳಪಡಿಸಿದ್ದೆವು. ಯಾರು ಸತ್ಯವಾದಿಗಳು ಮತ್ತು ಯಾರು ಸುಳ್ಳುಗಾರರೆಂದು ಅಲ್ಲಾಹನಿಗೆ ನಿಶ್ಚಯವಾಗಿಯೂ ನೋಡಬೇಕಾಗಿದೆ.
4. ದುಷ್ಕರ್ಮವೆಸಗುತ್ತಿರುವವರು! ಅವರು ನಮ್ಮನ್ನು ಸೋಲಿಸುವರೆಂದು ಭಾವಿಸುತ್ತಿದ್ದಾರೆಯೇ? ಮಹಾ ತಪ್ಪು ತೀರ್ಮಾನವನ್ನು ಅವರು ಕೈಗೊಳ್ಳುತ್ತಿದ್ದಾರೆ.
5. ಅಲ್ಲಾಹನ ಭೇಟಿಯನ್ನು ನಿರೀಕ್ಷಿಸುತ್ತಿರುವವನು ಅಲ್ಲಾಹನು ನಿಗದಿಗೊಳಿಸಿರುವ ಸಮಯವು ಖಂಡಿತವಾಗಿಯೂ ಬರಲಿದೆ (ಎಂದು ತಿಳಿದಿರಬೇಕು) ಮತ್ತು ಅಲ್ಲಾಹನು ಸರ್ವಶ್ರುತನೂ ಸರ್ವಜ್ಞನೂ ಆಗಿರುತ್ತಾನೆ.
6. ಹೋರಾಟ ನಡೆಸುವವನು ತನ್ನ ಹಿತಕ್ಕಾಗಿಯೇ ನಡೆಸುವನು.²

أَحْسَبَ النَّاسُ أَنْ يُتْرَكُوا أَنْ يَقُولُوا آمَنَّا وَهُمْ لَا يُفْتَنُونَ ﴿١﴾

وَلَقَدْ فَتَنَّا الَّذِينَ مِنْ قَبْلِهِمْ فَلَيَعْلَمَنَّ اللَّهُ الَّذِينَ صَدَقُوا وَلَيَعْلَمَنَّ الْكٰذِبِينَ ﴿٢﴾

أَمْ حَسِبَ الَّذِينَ يَعْمَلُونَ السَّيِّئَاتِ أَنْ يَسْبِقُونَنَا سَاءَ مَا يَحْكُمُونَ ﴿٣﴾

مَنْ كَانَ يَرْجُوا لِقَاءَ اللَّهِ فَإِنَّ أَجَلَ اللَّهِ لَآتٍ وَهُوَ السَّمِيعُ الْعَلِيمُ ﴿٤﴾

وَمَنْ جَاهَدَ فَإِنَّمَا يُجَاهِدُ لِنَفْسِهِ

1. ಸತ್ಯವಿಶ್ವಾಸ ಸ್ವೀಕರಿಸಿದವರ ಮೇಲೆ ಅಕ್ರಮವೆಸಗುತ್ತಿದ್ದ ಮತ್ತು ಇಸ್ಲಾಮಿನ ಸಂದೇಶಕ್ಕೆ ಮಸಿ ಬಳಿಯಲು ಅತ್ಯಂತ ಹೇಯತಂತ್ರಗಳನ್ನು ಬಳಸುತ್ತಿದ್ದವರ ಕುರಿತು ಈ ಮಾತು ಹೇಳಲಾಗಿದೆ ಎಂದು ವಿವರಣಾಶೈಲಿಯಿಂದ ವ್ಯಕ್ತವಾಗುತ್ತದೆ.

2. ಮುಜಾಹಿದಃ ಅಥವಾ ಹೋರಾಟ ಎಂದರೆ ಸತ್ಯಧರ್ಮದ ಉತ್ತಂಗತೆಗಾಗಿ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುವುದಾಗಿದೆ.

<p>ನಿಶ್ಚಯವಾಗಿಯೂ ಅಲ್ಲಾಹನು ಸಕಲ ಲೋಕದವರಿಂದ ನಿರಪೇಕ್ಷನು.³</p>	<p>إِنَّ اللَّهَ لَغَنِيٌّ عَنِ الْعَالَمِينَ ③</p>
<p>7. ಮತ್ತು ಸತ್ಯವಿಶ್ವಾಸವಿರಿಸುವವರ ಮತ್ತು ಸತ್ಯರ್ಮವೆಸಗುವವರ ಪಾಪಗಳನ್ನು ನಾವು ಅವರಿಂದ ದೂರೀಕರಿಸುವೆವು ಮತ್ತು ಅವರಿಗೆ ಅವರ ಅತ್ಯುತ್ತಮ ಕರ್ಮಗಳ ಸತ್ಯಲ ನೀಡುವೆವು.</p>	<p>وَالَّذِينَ آمَنُوا وَعَمِلُوا الصَّالِحَاتِ لَنُكَفِّرَنَّ عَنْهُمْ سَيِّئَاتِهِمْ وَلَنَجْزِيَنَّهُمْ أَحْسَنَ الَّذِي كَانُوا يَعْمَلُونَ ⑦</p>
<p>8. ತನ್ನ ಮಾತಾಪಿತರೊಂದಿಗೆ ಸೌಜನ್ಯದಿಂದ ವರ್ತಿಸಬೇಕೆಂದು ನಾವು ಮಾನವನಿಗೆ ಉಪದೇಶಿಸಿದೆವು. ಆದರೆ (ನನ್ನ ಸಹಭಾಗಿ ಯೆಂದು) ನೀನು ಅರಿಯದಿರುವ ಯಾವುದಾದರೊಂದನ್ನು (ಆರಾಧ್ಯನನ್ನು) ನನ್ನ ಸಹಭಾಗಿಯನ್ನಾಗಿ ಮಾಡಬೇಕೆಂದು ಅವರು ನಿನ್ನ ಮೇಲೆ ಒತ್ತಡ ಹಾಕಿದರೆ, ಅವರನ್ನು ಅನುಸರಿಸಬೇಡ.⁴ ನೀವೆಲ್ಲರೂ ನನ್ನ ಕಡೆಗೇ ಮರಳಿ ಬರ ಬೇಕಾಗಿದೆ. ಆಗ ನೀವು ಏನು ಮಾಡುತ್ತಿದ್ದಿರಿ ಎಂಬುದನ್ನು ನಾನು ನಿಮಗೆ ತೋರಿಸಿ ಕೊಡುವೆನು.</p>	<p>وَوَصَّيْنَا الْإِنْسَانَ بِوَالِدَيْهِ حُسْنًا ۖ وَإِنْ جَاهَدَاكَ لِتُشْرِكَ بِي مَا لَيْسَ لَكَ بِهِ عِلْمٌ فَلَا تُطِعْهُمَا ۗ إِلَىٰ مَرْجِعِكُمْ ۖ فَأُنَبِّئُكُم بِمَا كُنتُمْ تَعْمَلُونَ ⑧</p>
<p>9. ಸತ್ಯವಿಶ್ವಾಸ ಸ್ವೀಕಾರ ಮಾಡಿದವರನ್ನು ಮತ್ತು ಸತ್ಯರ್ಮವೆಸಗಿದವರನ್ನು ನಾವು ಖಂಡಿತ ಸಜ್ಜನರ ಸಾಲಿಗೆ ಸೇರಿಸಿಕೊಳ್ಳುವೆವು.</p>	<p>وَالَّذِينَ آمَنُوا وَعَمِلُوا الصَّالِحَاتِ لَنُدْخِلَنَّهُمْ فِي الصَّالِحِينَ ⑨</p>
<p>10. ನಾವು ಅಲ್ಲಾಹನ ಮೇಲೆ ವಿಶ್ವಾಸವಿರಿಸಿದ್ದೇವೆಂದು ಹೇಳುವವನು ಜನರಲ್ಲಿದ್ದಾನೆ. ಆದರೆ, ಅವನು ಅಲ್ಲಾಹನ ವಿಷಯದಲ್ಲಿ ಸತಾಯಿಸಲ್ಪಟ್ಟಾಗ ಜನರ ಕಡೆಯಿಂದ ಬರುವಂತಹ ಪರೀಕ್ಷೆಯನ್ನು ಅಲ್ಲಾಹನ ಯಾತನೆಯಂತೆ ಗ್ರಹಿಸಿಕೊಂಡನು. ನಿನ್ನ ಪ್ರಭುವಿನ ಕಡೆಯಿಂದ ಸಹಾಯವೊದಗಿದಾಗ ಇವನೇ, "ನಾವಂತೂ ನಿಮ್ಮ ಜೊತೆಗಿದ್ದೆವು" ಎಂದು ಹೇಳುವನು. ಲೋಕವಾಸಿಗಳ ಮನಸ್ಸಿನ ಸ್ಥಿತಿಯು ಅಲ್ಲಾಹನಿಗೆ ಚೆನ್ನಾಗಿ ತಿಳಿದಿಲ್ಲವೇ?</p>	<p>وَمِنَ النَّاسِ مَن يَقُولُ آمَنَّا بِاللَّهِ فَإِذَا أُوذِيَ فِي اللَّهِ جَعَلَ فِتْنَةً عَلَى النَّاسِ كَعَدَّ ابِ اللَّهِ ۖ وَلَئِن جَاءَ نَصْرٌ مِّنَ رَبِّكَ لَيَقُولُنَّ إِنَّا كُنَّا مَعَكُمْ ۗ أَوْ لَيْسَ اللَّهُ بِأَعْلَمَ بِمَا فِي صُدُورِ الْعَالَمِينَ ⑩</p>
<p>11. ಸತ್ಯವಿಶ್ವಾಸಿಗಳು ಯಾರು ಹಾಗೂ ಕಪಟವಿಶ್ವಾಸಿಗಳು ಯಾರು ಎಂಬುದು ನಿಶ್ಚಯವಾಗಿಯೂ ಅಲ್ಲಾಹನಿಗೆ ಅರಿಯಲೇಬೇಕಾಗಿದೆ.</p>	<p>وَلَيَعْلَمَنَّ اللَّهُ الَّذِينَ آمَنُوا وَلَيَعْلَمَنَّ الْمُنْفِقِينَ ⑪</p>
<p>3. ಅರ್ಥಾತ್- ಅಲ್ಲಾಹನು ನಿಮ್ಮೊಡನೆ ಹೋರಾಟದ ಬೇಡಿಕೆಯನ್ನು ಮುಂದಿಡಲು ಕಾರಣ ಅವನಿಗೆ ಅದರ ಅಗತ್ಯವಿದೆ ಎಂದಲ್ಲ (ಶಾಂತಂ ಪಾಪಂ) ಬದಲಾಗಿ ಇದು ನಿಮ್ಮ ನೈತಿಕ ಮತ್ತು ಆಧ್ಯಾತ್ಮಿಕ ಪ್ರಗತಿಯ ಉಪಾಧಿಯಾಗಿದೆ.</p> <p>4. ಮಕ್ಕಾದಲ್ಲಿ ವಿಶ್ವಾಸ ಸ್ವೀಕರಿಸಿದ್ದ ಯುವಕರ ಮೇಲೆ ಅವರ ತಂದೆ-ತಾಯಿಗಳು ಸತ್ಯವಿಶ್ವಾಸದಿಂದ ದೂರವಿರುವಂತೆ ಒತ್ತಾಯಿಸುತ್ತಿದ್ದರು. ಅದಕ್ಕಾಗಿ, ತಂದೆ-ತಾಯಿಗಳ ಮೇಲೆ ಕೆಲವೊಂದು ಹಕ್ಕುಗಳು ಇವೆ ನಿಜ. ಆದರೆ ಮಕ್ಕಳನ್ನು ದೇವ ಮಾರ್ಗದಿಂದ ತಡೆಯುವ ಹಕ್ಕು ಅವರಿಗಿಲ್ಲ ಎಂದು ಹೇಳಲಾಗುತ್ತಿದೆ.</p>	

12. ಈ ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳೊಡನೆ, "ನೀವು ನಮ್ಮ ಮಾರ್ಗವನ್ನನುಸರಿಸಿರಿ. ನಿಮ್ಮ ದೋಷಗಳನ್ನು ನಾವು ನಮ್ಮ ಮೇಲೆ ಹೊತ್ತುಕೊಳ್ಳುತ್ತೇವೆ" ಎನ್ನುತ್ತಾರೆ. ವಸ್ತುತಃ ಇವರ ದೋಷಗಳ ಪೈಕಿ ಸ್ವಲ್ಪವನ್ನೂ ಅವರು ತಮ್ಮ ಮೇಲೆ ಹೊತ್ತು ಕೊಳ್ಳುವವರಲ್ಲ. ನಿಸ್ಸಂದೇಹವಾಗಿಯೂ ಅವರು ಸುಳ್ಳು ಹೇಳು ತ್ತಿದ್ದಾರೆ.

وَقَالَ الَّذِينَ كَفَرُوا لِلَّذِينَ آمَنُوا
اتَّبِعُوا سَبِيلَنَا وَلْنَحْمِلْ خَطِيئَتَكُمْ
وَمَا هُمْ بِحَامِلِينَ مِنْ خَطِيئَتِهِمْ مِنْ
شَيْءٍ إِنَّهُمْ لَكَاذِبُونَ ⑫

13. ಖಂಡಿತವಾಗಿಯೂ ಅವರು ತಮ್ಮ ಹೊರೆಯನ್ನೂ ಹೊರುವರು ಮತ್ತು ತಮ್ಮ ಹೊರೆಗಳೊಂದಿಗೆ ಇತರ ಅನೇಕ ಹೊರೆಗಳನ್ನೂ ಹೊರುವರು.⁵ ಪುನರುತ್ಥಾನ ದಿನ, ಅವರು ಮಾಡುತ್ತಿದ್ದ ಸುಳ್ಳು ಸೃಷ್ಟನೆಗಳ ವಿಚಾರಣೆಯು ಖಂಡಿತವಾಗಿಯೂ ನಡೆಯುವುದು.

وَيَحْمِلُونَ أَثْقَالَهُمْ وَأَثْقَالًا مَعَهُمْ
أَثْقَالَهُمْ زَوْجًا وَلَيَسَّ عَلَيْنَ يَوْمَ الْقِيَامَةِ
عَمَّا كَانُوا يَفْتَرُونَ ⑬

14. ನಾವು ನೂಹರನ್ನು ಅವರ ಜನಾಂಗದ ಕಡೆಗೆ ಕಳುಹಿಸಿದೆವು. ಅವರು ಅವರ ನಡುವೆ ಐವತ್ತು ಕಡಿಮೆ ಒಂದು ಸಾವಿರ ವರ್ಷಗಳಿದ್ದರು. ಕೊನೆಗೆ ಆ ಜನರು ಅಕ್ರಮಿಗಳಾಗಿದ್ದ ಸ್ಥಿತಿಯಲ್ಲಿ ಅವರನ್ನು ಚಂಡಮಾರುತವು ಬಂದಾವರಿಸಿತು.

وَلَقَدْ أَرْسَلْنَا نُوحًا إِلَىٰ قَوْمِهِ فَلَبِثَ
فِيهِمْ أَلْفَ سَنَةٍ إِلَّا حَمْسِينَ عَامًا
فَأَخَذَهُمُ الطُّوفَانُ وَهُمْ ظَالِمُونَ ⑭

15. ತರುವಾಯ ನೂಹರನ್ನೂ ನಾವೆಯವರನ್ನೂ ನಾವು ರಕ್ಷಿಸಿ ಕೊಂಡೆವು ಮತ್ತು ಲೋಕದ ಜನತೆಗಾಗಿ ಅದನ್ನೊಂದು ಪಾಠ ಬೋಧಕ ಸಂಕೇತವಾಗಿ ಮಾಡಿಬಿಟ್ಟೆವು.⁶

فَأَنْجَيْنَاهُ وَأَصْحَابَ السَّفِينَةِ وَجَعَلْنَاهَا
آيَةً لِّلْعَالَمِينَ ⑮

16. ಮತ್ತು ಇಬ್ನುರಾಹೀಮರನ್ನು ರವಾನಿಸಿದೆವು. ಅವರು ತಮ್ಮ ಜನಾಂಗದೊಡನೆ ಹೀಗೆ ಹೇಳಿದ ಸಂದರ್ಭ(ವನ್ನು ಸ್ಮರಿಸಿರಿ): "ಅಲ್ಲಾಹನ ದಾಸ್ಯ-ಆರಾಧನೆ ಮಾಡಿರಿ ಮತ್ತು ಅವನನ್ನು ಭಯಪಡಿರಿ. ನೀವು ಅರಿಯುವವರಾಗಿದ್ದರೆ ಇದು ನಿಮಗೆ ಉತ್ತಮವಾಗಿದೆ.

وَإِبْرَاهِيمَ إِذْ قَالَ لِقَوْمِهِ اعْبُدُوا
اللَّهَ وَاتَّقُوهُ ذَلِكُمْ خَيْرٌ لَّكُمْ
إِن كُنْتُمْ تَعْلَمُونَ ⑯

17. ನೀವು ಅಲ್ಲಾಹನನ್ನು ಬಿಟ್ಟು ಯಾವುದನ್ನೆಲ್ಲಾ ಪೂಜಿಸುತ್ತೀರೋ ಅವು ಕೇವಲ ವಿಗ್ರಹಗಳಾಗಿವೆ ಮತ್ತು ನೀವು ಒಂದು ಸುಳ್ಳನ್ನು ಸೃಷ್ಟಿಸುತ್ತಿರುವಿರಿ. ವಾಸ್ತವದಲ್ಲಿ ಅಲ್ಲಾಹನ ಹೊರತು ನೀವು ಯಾರನ್ನು ಪೂಜಿಸುತ್ತೀರೋ ಅವರು ನಿಮಗೆ ಯಾವುದೇ

إِنَّمَا تَعْبُدُونَ مِنْ دُونِ اللَّهِ أَوْثَانًا
وَ تَخْلُقُونَ إِفْكًا إِنَّ الَّذِينَ
تَعْبُدُونَ مِنْ دُونِ اللَّهِ لَا يَمْلِكُونَ

5. ಅರ್ಥಾತ್- ಸ್ವತಃ ಪಥಭ್ರಷ್ಟನಾದುದರ ಹೊರೆ ಒಂದಾದರೆ ಇತರರನ್ನು ಪಥಭ್ರಷ್ಟಗೊಳಿಸಿದ ಅಥವಾ ಪಥಭ್ರಷ್ಟನಾಗಲು ನಿರಬಂಧಿಸಿದ ಇತರ ಹೊರೆಗಳು.

6. ಅರ್ಥಾತ್- ಆ ನೌಕೆಯನ್ನು ಅಥವಾ ನೂಹರ(ಅ) ಸಮುದಾಯದ ಮೇಲೆ ಯಾತನೆ ಎರಗಿಸಿದ ಆ ಘಟನೆಯನ್ನು ಪಾಠಬೋಧಕ ಕುರುಹನ್ನಾಗಿ ಮಾಡಿದನು.

ಜೀವನಾಧಾರ ನೀಡುವ ಅಧಿಕಾರ ಹೊಂದಿಲ್ಲ. ಅಲ್ಲಾಹನಿಂದ ಜೀವನಾಧಾರ ಯಾಚಿಸಿರಿ. ಅವನ ದಾಸ್ಯ-ಆರಾಧನೆಯನ್ನೇ ಮಾಡಿರಿ ಮತ್ತು ಅವನಿಗೆ ಕೃತಜ್ಞತೆ ಸಲ್ಲಿಸಿರಿ. ನೀವು ಅವನ ಕಡೆಗೆ ಮರಳಿಸಲ್ಪಡಲಿರುವಿರಿ.

لَكُمْ رِزْقًا فَابْتَغُوا عِنْدَ اللَّهِ الرِّزْقَ
وَاعْبُدُوهُ وَاشْكُرُوا لَهُ ط إِلَيْهِ
تُرْجَعُونَ ﴿١٧﴾

18. ನೀವು ಸುಳ್ಳಾಗಿಸುತ್ತೀರಾದರೆ ನಿಮಗಿಂತ ಮುಂಚೆ ಅನೇಕ ಜನಾಂಗಗಳು ಸುಳ್ಳಾಗಿಸಿವೆ. ಸುಸ್ಪಷ್ಟವಾಗಿ ಸಂದೇಶವನ್ನು ತಲಪಿಸಿ ಬಿಡುವ ಹೊರತು ಯಾವ ಹೊಣೆಗಾರಿಕೆಯೂ ಸಂದೇಶವಾಹಕನ ಮೇಲಿಲ್ಲ."

وَإِنْ تَكْفُرُوا فَقَدْ كَذَّبَ أُمَمٌ
مِّن قَبْلِكُمْ ط وَمَا عَلَى الرَّسُولِ إِلَّا
الْبَلَاغُ الْمُبِينُ ﴿١٨﴾

19. ಅಲ್ಲಾಹನು ಸೃಷ್ಟಿಯ ಆರಂಭ ಹೇಗೆ ಮಾಡುತ್ತಾನೆ ಅನಂತರ ಹೇಗೆ ಅದರ ಪುನರಾವರ್ತನೆ ಮಾಡುತ್ತಾನೆ ಎಂಬುದನ್ನು ಇವರೆಂದೂ ನೋಡಲಿಲ್ಲವೇ? ನಿಶ್ಚಯವಾಗಿಯೂ ಇದು (ಈ ಪುನರಾವರ್ತನೆ) ಅಲ್ಲಾಹನಿಗೆ ಅತಿ ಸುಲಭವಾಗಿದೆ.

أَوَلَمْ يَرَوْا كَيْفَ يُبْرِئُ اللَّهُ الْخَلْقَ
ثُمَّ يُعِيدُهُ ط إِنَّ ذَلِكَ عَلَى اللَّهِ يَسِيرٌ ﴿١٩﴾

20. ಅವನು ಸೃಷ್ಟಿಯ ಆರಂಭ ಹೇಗೆ ಮಾಡಿರುತ್ತಾನೆಂಬುದನ್ನು ಭೂಮಿಯ ಮೇಲೆ ಸಂಚರಿಸಿ ನೋಡಿರಿ, ಎಂದು ಅವರೊಡನೆ ಹೇಳಿರಿ. ಮುಂದೆ ಅಲ್ಲಾಹನು ಎರಡನೆಯ ಬಾರಿಯೂ ಜೀವ ನೀಡುವನು. ನಿಶ್ಚಯವಾಗಿಯೂ ಅಲ್ಲಾಹನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನು.

قُلْ سِيرُوا فِي الْأَرْضِ فَانظُرُوا كَيْفَ
بَدَأَ الْخَلْقَ ثُمَّ اللَّهُ يُنشِئُ الشَّجَاةَ
الْأُخْرَى ط إِنَّ اللَّهَ عَلَىٰ كُلِّ شَيْءٍ قَدِيرٌ ﴿٢٠﴾

21. ಅವನು ತಾನಿಚ್ಛಿಸುವವರಿಗೆ ಶಿಕ್ಷೆ ನೀಡುತ್ತಾನೆ. ತಾನಿಚ್ಛಿಸುವವರ ಮೇಲೆ ಕೃಪೆ ತೋರುತ್ತಾನೆ. ನೀವು ಅವನ ಕಡೆಗೆ ಮರಳಿಸಲ್ಪಡುವಿರಿ.

يُعَذِّبُ مَن يَشَاءُ وَيَرْحَمُ مَن يَشَاءُ
وَإِلَيْهِ تُقْلَبُونَ ﴿٢١﴾

22. ನೀವು ಭೂಮಿಯಲ್ಲಾಗಲಿ ಆಕಾಶದಲ್ಲಾಗಲಿ (ಅವನನ್ನು) ಸೋಲಿಸಲಾರಿರಿ. ಅಲ್ಲಾಹನಿಂದ ರಕ್ಷಿಸತಕ್ಕ ಯಾವ ರಕ್ಷಕ ಮಿತ್ರನೂ ಸಹಾಯಕನೂ ನಿಮಗಿಲ್ಲ.

وَمَا أَنْتُمْ بِمُعْجِزِينَ فِي الْأَرْضِ
وَلَا فِي السَّمَاءِ ط وَمَا لَكُمْ مِّن دُونِ
اللَّهِ مِن وَلِيٍّ وَلَا نَصِيرٍ ﴿٢٢﴾

23. ಯಾರು ಅಲ್ಲಾಹನ ಸೂಕ್ತಗಳನ್ನೂ ಅವನ ಭೇಟಿಯನ್ನೂ ನಿಷೇಧಿಸಿದ್ದಾರೋ ಅವರು ನನ್ನ ಕೃಪೆಯಿಂದ ನಿರಾಶರಾಗಿ ಹೋಗಿದ್ದಾರೆ ಮತ್ತು ಅವರಿಗೆ ವೇದನಾಯುಕ್ತ ಶಿಕ್ಷೆ ಇದೆ.

وَالَّذِينَ كَفَرُوا بِآيَاتِ اللَّهِ وَبِقَائِهِ
أُولَٰئِكَ يَسُؤُونَ مِن رَّحْمَتِي وَأُولَٰئِكَ
لَهُمْ عَذَابٌ أَلِيمٌ ﴿٢٣﴾

7. ಅರ್ಥಾತ್- ಅವರಿಗೆ ನನ್ನ ಅನುಗ್ರಹದಲ್ಲಿ ಯಾವುದೇ ರೀತಿಯ ಪಾಲಿಲ್ಲ. ನನ್ನ ಅನುಗ್ರಹದಲ್ಲಿ ಪಾಲು ಪಡೆಯುವ ನೀರೀಕ್ಷೆಯನ್ನಿಟ್ಟುಕೊಳ್ಳುವಂತಹ ಯಾವುದೇ ಅವಕಾಶ ಅವರಿಗಿಲ್ಲ. ಅವರು ಪರಲೋಕವನ್ನೇ ನಿರಾಕರಿಸಿದರು. ದೇವನ ಮುಂದೆ ಹಾಜರಾಗಲಿಕ್ಕಿದೆ ಎಂಬುದನ್ನು ಸಮ್ಮತಿಸಲಿಲ್ಲ. ಅದರ ಅರ್ಥ ಅವರು ದೇವನ ಕ್ಷಮೆ ಮತ್ತು ಪಾಪ ವಿಮೋಚನೆ ಬಗ್ಗೆ ಯಾವುದೇ ನೀರೀಕ್ಷೆ ಇಟ್ಟುಕೊಂಡಿರಲಿಲ್ಲ ಎಂದಾಗಿದೆ.

24. ಇನ್ನು, ಇಬ್ನುರಾಹೀಮರ ಜನಾಂಗದ ಉತ್ತರವು, "ಇವನನ್ನು ಕೊಂದು ಹಾಕಿ ಇಲ್ಲವೇ ಇವನನ್ನು ಸುಟ್ಟು ಹಾಕಿ" ಎನ್ನುವ ಹೊರತು ಬೇರೇನೂ ಇರಲಿಲ್ಲ. ಕೊನೆಗೆ ಅಲ್ಲಾಹನು ಅವರನ್ನು ಅಗ್ನಿಯಿಂದ ರಕ್ಷಿಸಿದನು. ನಿಶ್ಚಯವಾಗಿಯೂ ಇದರಲ್ಲಿ ಸತ್ಯ ವಿಶ್ವಾಸವಿರಿಸುವವರಿಗೆ ನಿದರ್ಶನಗಳಿವೆ.

25. ಮತ್ತು ಅವರು ಹೀಗೆಂದರು; "ನೀವು ಲೌಕಿಕ ಜೀವನದಲ್ಲಂತೂ ಅಲ್ಲಾಹನನ್ನು ಬಿಟ್ಟು ವಿಗ್ರಹಗಳನ್ನು ಪರಸ್ಪರ ಪ್ರೇಮದ ಸಾಧನ ವನ್ನಾಗಿ ಮಾಡಿಕೊಂಡಿರುವಿರಿ.* ಆದರೆ ಪುನರುತ್ಥಾನ ದಿನ ನೀವು ಪರಸ್ಪರರನ್ನು ನಿರಾಕರಿಸುವಿರಿ ಮತ್ತು ಪರಸ್ಪರರನ್ನು ಶಪಿಸುವಿರಿ. ನರಕಾಗ್ನಿಯು ನಿಮ್ಮ ನಿವಾಸವಾಗುವುದು ಮತ್ತು ಯಾರೂ ನಿಮ್ಮ ಸಹಾಯಕನಾಗಲಾರನು."

26. ಆಗ ಲೂತರು ಅವರ ಮೇಲೆ ವಿಶ್ವಾಸವಿರಿಸಿದರು ಮತ್ತು ಇಬ್ನುರಾಹೀಮರು, ನಾನು ನನ್ನ ಪ್ರಭುವಿನತ್ತ 'ವಲಸೆ' ಹೋಗುತ್ತೇನೆ. ಅವನು ಮಹಾ ಪ್ರಬಲನೂ ಯುಕ್ತಿಪೂರ್ಣನೂ ಆಗಿರುತ್ತಾನೆಂದರು.

27. ತರುವಾಯ ನಾವು ಅವರಿಗೆ ಇಸ್ರಾಹಾಕ್ ಮತ್ತು ಯಾಕೂಬ್ (ರಂತಹ ಸಂತಾನ) ದಯಪಾಲಿಸಿದೆವು. ಅವರ ಸಂತತಿಯಲ್ಲಿ ಪ್ರವಾದಿತ್ವವನ್ನೂ ಗ್ರಂಥವನ್ನೂ ಇರಿಸಿಬಿಟ್ಟೆವು. ಅವರಿಗೆ ಈ ಲೋಕದಲ್ಲಿ ಅದರ ಸತ್ಪಲವನ್ನು ನೀಡಿದೆವು ಮತ್ತು ಪರಲೋಕದಲ್ಲಿ ಅವರು ಖಂಡಿತವಾಗಿಯೂ ಸಜ್ಜನರಲ್ಲಾಗುವರು.

28. ನಾವು ಲೂತರನ್ನು ಕಳುಹಿಸಿದೆವು. ಅವರು ತಮ್ಮ ಜನಾಂಗದೊಡನೆ ಹೇಳಿದ ಆ ಸಂದರ್ಭ (ವನ್ನು ಸ್ಮರಿಸಿರಿ); "ನಿಮಗಿಂತ ಮುಂಚೆ ಲೋಕವಾಸಿಗಳಲ್ಲಿ ಯಾರೂ ಮಾಡಿದಂತಹ ಅಶ್ಲೀಲ ಕಾರ್ಯವನ್ನು ನೀವು ಮಾಡುತ್ತೀರಿ.

29. ನೀವೇನು ಪುರುಷರ ಬಳಿಗೆ ಹೋಗುತ್ತೀರಾ? ದರೋಡೆ

فَمَا كَانَ جَوَابَ قَوْمِهِ إِلَّا أَنْ قَالُوا
اقتلوه أو حرقوه فأنجبه الله من
النار إن في ذلك لآياتٍ لقومٍ يؤمنون ﴿٢٤﴾

وَقَالَ إِنَّمَا اتَّخَذْتُمْ مِنْ دُونِ اللَّهِ
أَوْثَانًا مَمْدُودَةً بَيْنَكُمْ فِي الْحَيَاةِ الدُّنْيَا
ثُمَّ يَوْمَ الْقِيَامَةِ يَكْفُرُ بَعْضُكُمْ بِبَعْضٍ
وَيَلْعَنُ بَعْضُكُمْ بَعْضًا وَمَأْوَاكُمُ النَّارُ
وَمَا لَكُمْ مِنْ تُصْرِيئِينَ ﴿٢٥﴾

فَأَمَّنَ لَهُ لُوطٌ وَقَالَ إِنِّي مُهَاجِرٌ
إِلَى رَمْيِ طَيْبِ اللَّهِ هُوَ الْعَزِيزُ الْحَكِيمُ ﴿٢٦﴾

وَوَهَبْنَا لَهُ إِسْحَاقَ وَيَعْقُوبَ وَجَعَلْنَا
فِي ذُرِّيَّتِهِ الشُّبُهَةَ وَالْكِتَابَ وَآتَيْنَاهُ
أَجْرَهُ فِي الدُّنْيَا وَآتَيْنَاهُ فِي الْآخِرَةِ
لَعِينِ الصَّالِحِينَ ﴿٢٧﴾

وَلُوطًا إِذْ قَالَ لِقَوْمِهِ إِنَّكُمْ لَأنتؤن
الفاحشَةَ مِمَّا سَبَقُكُمْ بِهَا مِنْ أَحَدٍ
مِّنَ الْعَالَمِينَ ﴿٢٨﴾

آيَاتِكُمْ لَأنتؤن الرِّجَالِ وَتَقَطُّونَ
السَّبِيلَ ۗ وَتَأنتؤن فِي نَادِيكُمْ

8. ಅರ್ಥಾತ್- ನೀವು ನಿಮ್ಮ ಸಾಮೂಹಿಕ ಜೀವನವನ್ನು ದೇವೋಪಾಸನೆಯ ಬದಲಿಗೆ ಮೂರ್ತಿಪೂಜೆಯ ಆಧಾರದಲ್ಲಿ ರೂಪಿಸಿದ್ದೀರಿ. ಲೌಕಿಕ ಜೀವನದ ಮಟ್ಟಿಗೆ ಅದು ನಿಮ್ಮ ಜನಾಂಗೀಯ ಐಕ್ಯವನ್ನು ಕಾಯ್ದಿಡಬಹುದು. ಏಕೆಂದರೆ ಇಲ್ಲಿ ಯಾವುದೇ ವಿಶ್ವಾಸದ ಆಧಾರದಲ್ಲಿ ಜನರು ಜತೆಗೂಡಬಹುದು. ಆ ವಿಶ್ವಾಸ ಸತ್ಯವಾಗಿದ್ದರೂ ಮಿಥ್ಯವಾಗಿದ್ದರೂ ಸರಿ. ಯಾವುದೇ ರೀತಿಯ ಒಮ್ಮತ ಅಥವಾ ಮಿಲನವು, ಅದಷ್ಟೇ ತಪ್ಪು ವಿಶ್ವಾಸದಿಂದ ಕೂಡಿದ್ದರೂ ಪರಸ್ಪರ ಸ್ನೇಹ, ನೆಂಟಸ್ತಿಕೆ, ಸೋದರತೆ ಹಾಗೂ ಇನ್ನಿತರ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಂಬಂಧಗಳ ಸ್ಥಾಪನೆಗೆ ಆಧಾರವಾಗಬಹುದು.

ಮಾಡುತ್ತೀರಾ? ಹಾಗೂ ನಿಮ್ಮ ಸಮಾರಂಭಗಳಲ್ಲಿ ದುಷ್ಕರ್ಮಗಳನ್ನೆಸಗುತ್ತೀರಾ? " ಅದಕ್ಕೆ- "ನೀನು ಸತ್ಯವಾದಿಯಾಗಿದ್ದರೆ ಅಲ್ಲಾಹನ ಯಾತನೆಯನ್ನು ತಾ" ಎನ್ನುವ ಹೊರತು ಅವರ ಜನಾಂಗದ ಬಳಿ ಬೇರೆ ಉತ್ತರವಿರಲಿಲ್ಲ.

30. ಆಗ ಲೂತರು, "ನನ್ನ ಪ್ರಭೂ, ಈ ಕಿಡಿಗೇಡಿಗಳ ವಿರುದ್ಧ ನನಗೆ ಸಹಾಯ ನೀಡು" ಎಂದರು.

31. ನಮ್ಮ ದೂತರು ಇಬ್ನಾಹೀಮರ ಬಳಿ ಸುವಾರ್ತೆಯೊಂದಿಗೆ ಬಂದು ತಲಪಿದಾಗ ಅವರು ಇವರೊಡನೆ, "ನಾವು ಈ ನಾಡಿನ ಜನರನ್ನು ನಾಶಗೊಳಿಸುವವರಿದ್ದೇವೆ" ಇದರ ನಿವಾಸಿಗಳು ಮಹಾ ಅಕ್ರಮಿಗಳಾಗಿ ಬಿಟ್ಟಿದ್ದಾರೆ" ಎಂದರು.

32. ಆಗ ಇಬ್ನಾಹೀಮರು, "ಅಲ್ಲಿ ಲೂತರಿದ್ದಾರಲ್ಲಾ!" ಎಂದಾಗ ಅವರು, "ಅಲ್ಲಿ ಯಾರ್ಯಾರಿದ್ದಾರೆಂಬುದನ್ನು ನಾವು ಚೆನ್ನಾಗಿ ಬಲ್ಲೆವು. ನಾವು ಅವರನ್ನೂ ಅವರ ಪತ್ನಿಯ ಹೊರತು ಅವರ ಮನೆಯವರೆಲ್ಲರನ್ನೂ ರಕ್ಷಿಸಿಕೊಳ್ಳುವೆವು" ಎಂದರು. ಅವರ ಪತ್ನಿ ಹಿಂದೆ ಉಳಿಯುವವರಲ್ಲಾಗಿದ್ದಳು.

33. ಅನಂತರ ನಮ್ಮ ದೂತರು ಲೂತರ ಬಳಿಗೆ ತಲಪಿದಾಗ ಅವರ ಆಗಮನದಿಂದ ಅವರು(ಲೂತರು) ತುಂಬಾ ಗಾಬರಿ ಮತ್ತು ಕಳವಳಗೊಂಡರು. ಅವರು ಹೇಳಿದರು, "ಹದರಬೇಡಿರಿ ಮತ್ತು ವ್ಯಥೆ ಪಡಬೇಡಿರಿ. ಹಿಂದೆ ಉಳಿದು ಬಿಡುವವರಲ್ಲಾಗಿರುವ ನಿಮ್ಮ ಪತ್ನಿಯ ಹೊರತು ನಿಮ್ಮನ್ನೂ ನಿಮ್ಮ ಮನೆಯವರನ್ನೂ ನಾವು ರಕ್ಷಿಸಿಕೊಳ್ಳುವೆವು.

34. ಇವರು ಮಾಡುತ್ತ ಬಂದಿರುವ ದುಷ್ಕರ್ಮಗಳ ಕಾರಣ ನಾವು ಈ ನಾಡಿನವರ ಮೇಲೆ ಆಕಾಶದಿಂದ ಯಾತನೆಯನ್ನು ಇಳಿಸುವವರಿದ್ದೇವೆ."

الْمُكْرَمَاتِ مَا كَانَ جَوَابَ قَوْمِهِ
إِلَّا أَنْ قَالُوا اتَّخَذْنَا بِعَدَابِ اللَّهِ
إِنْ كُنْتُمْ مِنَ الصّٰدِقِينَ ﴿٣٠﴾

قَالَ رَبِّ انصُرْنِي عَلَى الْقَوْمِ
الْمُفْسِدِينَ ﴿٣١﴾

وَلَمَّا جَاءَتْ رُسُلُنَا إِبْرَاهِيمَ بِالْبَشْرَى
قَالُوا إِنَّا مَهْلِكُوا أَهْلَ هَذِهِ الْقَرْيَةِ
إِنَّ أَهْلَهَا كَانُوا ظٰلِمِينَ ﴿٣٢﴾

قَالَ إِنَّ فِيهَا لُوطًا قَالُوا نَحْنُ
أَعْلَمُ بِمَنْ فِيهَا اللَّهُ لَنَنْجِيَنَّكَ وَأَهْلَكَ
إِلَّا أُمَّرَأَتَكَ كَانَتْ مِنَ الْغٰثِرِينَ ﴿٣٣﴾

وَلَمَّا أَنْ جَاءَتْ رُسُلُنَا لُوطًا سِغْرَى
بِهِمْ وَضَاقَ بِهِمْ ذَرْعًا وَقَالُوا لَا
تَخَفْ وَلَا تَحْزَنْ إِنَّا مُنْجِيُّكَ وَأَهْلَكَ
إِلَّا أُمَّرَأَتَكَ كَانَتْ مِنَ الْغٰثِرِينَ ﴿٣٤﴾

إِنَّا مُنْزِلُونَ عَلَى أَهْلِ هَذِهِ الْقَرْيَةِ
رِجْرًا مِّنَ السَّمَاءِ بِمَا كَانُوا يَفْسُقُونَ ﴿٣٥﴾

9. 'ಈ ನಾಡು' ಎಂಬುದು ಲೂತ್ ಸಮುದಾಯದ ಪ್ರದೇಶದ ಕಡೆಗೆ ಇರುವ ಸೂಚನೆಯಾಗಿದೆ. ಹ. ಇಬ್ನಾಹೀಮ್(ಅ) ಆಗ ಫಲಸ್ತೀನಿನ 'ಹಬರೂನ್' (ಇಂದಿನ ಅಲ್‌ಖಲೀಲ್) ನಗರದಲ್ಲಿ ವಾಸಿಸುತ್ತಿದ್ದರು. ಆ ನಗರದ ಪೂರ್ವದಲ್ಲಿ ಕೆಲವು ಮೈಲುಗಳ ಅಂತರದಲ್ಲಿ ಹಿಂದೆ ಲೂತ್(ಅ) ಜನಾಂಗ ವಾಸಿಸುತ್ತಿದ್ದ 'ಶಾಂತ ಸಾಗರ'ದ ಆ ಭಾಗವಿದೆ. ಈಗ ಸಾಗರದ ನೀರು ಅದನ್ನು ಆವರಿಸಿಕೊಂಡಿದೆ. ಈ ಪ್ರದೇಶ ತಗ್ಗಿನಲ್ಲಿರುವುದರಿಂದ 'ಹಬರೂನ್'ನ ಪರ್ವತ ಶಿಖರಗಳಿಂದ ಅದು ಸ್ಪಷ್ಟವಾಗಿ ಗೋಚರಿಸುತ್ತದೆ. ಆದ್ದರಿಂದಲೇ ದೇವಚರರು ಅದರಡೆಗೆ ಬೊಟ್ಟು ಮಾಡಿ ಪ್ರವಾದಿ ಹ. ಇಬ್ನಾಹೀಮ್‌ರೊಡನೆ(ಅ), "ನಾವು ಈ ಪ್ರದೇಶವನ್ನು ನಾಶ ಮಾಡಲಿದ್ದೇವೆ" ಎಂದು ಹೇಳಿದರು.

35. ನಾವು ಬುದ್ಧಿಯನ್ನು ಉಪಯೋಗಿಸುವ ಜನರಿಗಾಗಿ ಆ ನಾಡಿನ ಒಂದು ಬಹಿರಂಗ ನಿರ್ದೇಶನವನ್ನು¹⁰ ಬಿಟ್ಟಿರುತ್ತೇವೆ.

وَلَقَدْ تَرَكْنَا مِنْهَا آيَةً بَيِّنَةً
لِّقَوْمٍ يَعْقِلُونَ ﴿٣٥﴾

36. ನಾವು ಮದಾಯನ್‌ನ ಕಡೆಗೆ ಅವರ ಸಹೋದರ ಶುಬಬರನ್ನು ರವಾನಿಸಿದೆವು. ಅವರು, "ನನ್ನ ಜನಾಂಗದವರೇ, ಅಲ್ಲಾಹನ ದಾಸ್ಯ-ಆರಾಧನೆ ಮಾಡಿರಿ. ಅಂತಿಮ ದಿನವನ್ನು ನಿರೀಕ್ಷಿಸಿರಿ. ಮತ್ತು ಭೂಮಿಯಲ್ಲಿ ಕಿಡಿಗೇಡಿಗಳಾಗಿ ಅತಿರೇಕಗಳನ್ನೆಸಗುತ್ತಿರುತ್ತಿರಬೇಡಿರಿ" ಎಂದರು.

وَإِلَىٰ مَدْيَنَ أَخَاهُمْ شُعَيْبًا ۖ فَقَالَ
لِقَوْمِهِ اعْبُدُوا اللَّهَ وَارْجُوا الْيَوْمَ الْآخِرَ
وَلَا تَعْتَوْا فِي الْأَرْضِ مُفْسِدِينَ ﴿٣٦﴾

37. ಆದರೆ ಅವರು ಇವರನ್ನು ಸುಳ್ಳಾಗಿಸಿ ಬಿಟ್ಟರು. ಕೊನೆಗೆ ಒಂದು ಉಗ್ರ ಭೂಕಂಪವುಂಟಾಯಿತು ಮತ್ತು ಅವರು ತಮ್ಮ ಮನೆಗಳೊಳಗೆ ಬಿದ್ದಲ್ಲೇ ಬಿದ್ದು ಬಿಟ್ಟರು.

فَكَذَّبُوهُ فَأَخَذَتْهُمُ الرَّجْفَةُ
فَصَبَّحُوا فِي دَارِهِمْ جثييين ﴿٣٧﴾

38. ಆದ ಮತ್ತ ಸಮೂದರನ್ನು ನಾವು ನಾಶಗೊಳಿಸಿದೆವು. ಅವರು ವಾಸಿಸುತ್ತಿದ್ದ ಸ್ಥಳಗಳನ್ನು ನೀವು ನೋಡಿರುತ್ತೀರಿ. ಶೈತಾನನು ಅವರ ಕರ್ಮಗಳನ್ನು ಅವರಿಗೆ ಮನೋಹರವಾಗಿ ಮಾಡಿದನು ಮತ್ತು ಅವರನ್ನು ನೇರ ಮಾರ್ಗದಿಂದ ಸರಿಸಿ ಬಿಟ್ಟನು. ವಸ್ತುತಃ ಅವರು ಬುದ್ಧಿಯುಳ್ಳವರೇ ಆಗಿದ್ದರು.

وَإِنَّا لَنَرَاهُمْ فِي صُورٍ
وَعَادًا ۖ وَشُؤدًا ۖ وَقَدْ تَبَيَّنَ لَكُمْ مِنْ
مَّسْكِنِهِمْ ۖ وَرَأَيْنَ لَهُمُ الشَّيْطَانَ
أَعْمَاءَ لَهُمْ ۖ فَصَدَّاهُمْ عَنِ السَّبِيلِ
وَكَانُوا مُسْتَبْصِرِينَ ﴿٣٨﴾

39. ಮತ್ತು ಕಾರೂನ್, ಫಿರ್‌ಝಿನ್ ಹಾಗೂ ಹಾಮಾನ್‌ರನ್ನೂ ನಾವು ನಾಶಗೊಳಿಸಿದೆವು. ಮೂಸಾ, ಅವರ ಬಳಿಗೆ ಪ್ರತ್ಯಕ್ಷ ಪ್ರಮಾಣಗಳನ್ನು ತಂದರು. ಆದರೆ, ಅವರು ಭೂಮಿಯಲ್ಲಿ ದುರಹಂಕಾರದಿಂದ ಮೆರೆದರು. ವಸ್ತುತಃ ಅವರು ಮಿರಿಸುವವರಾಗಿರಲಿಲ್ಲ.

وَقَارُونَ وَفِرْعَوْنَ وَهَامَانَ ۖ وَلَقَدْ
جَاءَهُمُ مُوسَىٰ بِآيَاتِنَا فَاسْتَكْبَرُوا
فِي الْأَرْضِ وَمَا كَانُوا سَابِقِينَ ﴿٣٩﴾

40. ಕೊನೆಗೆ ನಾವು ಪ್ರತಿಯೊಬ್ಬನನ್ನೂ ಅವನ ಪಾಪಗಳಿಗಾಗಿ ಹಿಡಿದೆವು. ತರುವಾಯ ನಾವು ಅವರಲ್ಲಿ ಕೆಲವರ ಮೇಲೆ, ಕಲ್ಲುಗಳ ಮಳೆಗರೆಯುವ ಬಿರುಗಾಳಿಯನ್ನು ಕಳುಹಿಸಿದೆವು. ಇನ್ನು ಕೆಲವರ ಮೇಲೆ ಒಂದು ಭಯಂಕರ ಸ್ಫೋಟವು ಬಂದೆರಗಿತು. ಮತ್ತೆ ಕೆಲವರನ್ನು ನಾವು ಭೂಮಿಯಲ್ಲಿ ಹುದುಗಿಸಿಬಿಟ್ಟೆವು. ಬೇರೆ ಕೆಲವರನ್ನು ಮುಳುಗಿಸಿಬಿಟ್ಟೆವು. ಅಲ್ಲಾಹನು ಅವರ ಮೇಲೆ ಅಕ್ರಮ ವೆಸಗುವವನಾಗಿರಲಿಲ್ಲ. ಆದರೆ ಅವರು ತಾವೇ ತಮ್ಮ ಮೇಲೆ ಅಕ್ರಮವೆಸಗುತ್ತಿದ್ದರು.

فَكَرًّا أَخَذْنَا بِذُنُوبِهِمْ ۖ فَمِنْهُمْ
مَّنْ أَرْسَلْنَا عَلَيْهٖ حَاصِبًا ۖ وَمِنْهُمْ
مَّنْ أَخَذْنَا فِيهِ
الصَّيْحَةَ ۖ وَمِنْهُمْ مَّنْ خَسَفْنَا فِيهِ الْأَرْضَ
وَمِنْهُمْ مَّنْ أَعْرَقْنَا ۖ وَمَا كَانَ اللَّهُ لِيُظْلِمَهُمْ
ۚ وَلَكِنْ كَانُوا أَنفُسَهُمْ يَظْلِمُونَ ﴿٤٠﴾

10. ಬಹಿರಂಗ ನಿರ್ದೇಶನವೆಂದರೆ 'ಮೃತ ಸಾಗರ'(Dead Sea). ಅದನ್ನು 'ಲೂತ್ ಸಮುದ್ರ'ವೆಂದೂ ಹೇಳುತ್ತಾರೆ. ಪವಿತ್ರ ಕುರ್‌ಆನಿನ ಅನೇಕ ಕಡೆಗಳಲ್ಲಿ ಮಕ್ಕಾದ ಸತ್ಯನಿಷೇಧಗಳನ್ನು ದೈತಿಸಿ, "ಆ ಅಕ್ರಮ ಜನಾಂಗದ ಮೇಲೆ ಅವರ ಕುಕೃತ್ಯಗಳ ಫಲವಾಗಿ ಬಂದೆರಗಿದ ಯಾತನೆಯ ನಿರ್ದೇಶನವೊಂದು ಇಂದಿಗೂ ಹೆದ್ದಾರಿಯಲ್ಲಿದೆ. ಅದನ್ನು ನೀವು ಸಿರಿಯಾದ ಕಡೆಗೆ ಮಾಡುವ ವ್ಯಾಪಾರ ಯಾತ್ರೆಯ ವೇಳೆ ಆಹೋರಾತ್ರಿ ನೋಡುತ್ತಿರುತ್ತೀರಿ" ಎಂದು ಹೇಳಲಾಗಿದೆ.

41. ಅಲ್ಲಾಹನನ್ನು ಬಿಟ್ಟು ಬೇರೆ ರಕ್ಷಕ ಮಿತ್ರರನ್ನು ಮಾಡಿಕೊಂಡವರ ಉದಾಹರಣೆಯು ಜೇಡರ ಹುಳುವಿನಂತಿದೆ. ಅದು ತನಗೊಂದು ಮನೆ ಕಟ್ಟುತ್ತದೆ. ಎಲ್ಲ ಮನೆಗಳಿಗಿಂತಲೂ ದುರ್ಬಲವಾದ ಮನೆಯು ಜೇಡರ ಹುಳುವಿನ ಮನೆಯೇ ಆಗಿರುತ್ತದೆ. ಇವರು ಅರಿತಿರುತ್ತಿದ್ದರೆ!

مَثَلُ الَّذِينَ اتَّخَذُوا مِنْ دُونِ اللَّهِ
أَوْلِيَاءَ كَمَثَلِ الْعَنْكَبُوتِ ۖ اتَّخَذَتْ
بَيْتًا وَإِنَّ أَوْهَنَ الْبُيُوتِ لَبَيْتُ
الْعَنْكَبُوتِ لَوْ كَانُوا يَعْلَمُونَ ﴿٤١﴾

42. ಇವರು ಅಲ್ಲಾಹನನ್ನು ಬಿಟ್ಟು ಯಾವ ವಸ್ತುವನ್ನೇ ಪ್ರಾರ್ಥಿಸಿದರೂ ಅಲ್ಲಾಹನು ಅದನ್ನು ಚೆನ್ನಾಗಿ ತಿಳಿದಿರುತ್ತಾನೆ. ಅವನೇ ಪ್ರಬಲನೂ ಯುಕ್ತಪೂರ್ಣನೂ ಆಗಿರುತ್ತಾನೆ.

إِنَّ اللَّهَ يَعْلَمُ مَا يَدْعُونَ مِنْ دُونِهِ
مَنْ شَاءَ ۗ وَهُوَ الْعَزِيزُ الْحَكِيمُ ﴿٤٢﴾

43. ನಾವು ಈ ಉಪಮೆಗಳನ್ನು ಜನರಿಗೆ ಬೋಧಿಸಲಿಕ್ಕಾಗಿ ಕೊಡುತ್ತಿದ್ದೇವೆ. ಆದರೆ, ತಿಳುವಳಿಕೆಯುಳ್ಳವರು ಮಾತ್ರ ಇವುಗಳನ್ನು ಅರಿಯಬಲ್ಲರು.

وَتِلْكَ الْأَمْثَالُ لَضَرِبُهَا لِلنَّاسِ
وَمَا يَعْقِلُهَا إِلَّا الْعَالِمُونَ ﴿٤٣﴾

44. ಅಲ್ಲಾಹನು ಭೂಮಿ-ಆಕಾಶಗಳನ್ನು ಸತ್ಯಪೂರ್ಣವಾಗಿ ಸೃಷ್ಟಿಸಿರುತ್ತಾನೆ. ನಿಜಕ್ಕೂ ಇದರಲ್ಲಿ ಸತ್ಯವಿಶ್ವಾಸಿಗಳಿಗೆ ಒಂದು ನಿದರ್ಶನವಿದೆ.

خَلَقَ اللَّهُ السَّمَوَاتِ وَالْأَرْضَ بِالْحَقِّ
إِنَّ فِي ذَلِكَ لَآيَةً لِّلْمُؤْمِنِينَ ﴿٤٤﴾

45. *(ಪೈಗಂಬರರೇ) ನಿಮ್ಮ ಕಡೆಗೆ ದಿವ್ಯವಾಣಿಯ ಮೂಲಕ ಕಳುಹಿಸಲ್ಪಟ್ಟಿರುವ ಈ ಗ್ರಂಥವನ್ನು ಪಠಿಸಿರಿ ಮತ್ತು ನಮಾಝನ್ನು ಸಂಸ್ಥಾಪಿಸಿರಿ. ನಿಶ್ಚಯವಾಗಿಯೂ ನಮಾಝ್ ಅಶ್ಲೀಲ ಹಾಗೂ ದುಷ್ಟತ್ಯಗಳಿಂದ ತಡೆಯುತ್ತದೆ¹¹ ಮತ್ತು ಅಲ್ಲಾಹನ ಧ್ಯಾನ ಇದಕ್ಕಿಂತಲೂ ದೊಡ್ಡದು. ನೀವು ಮಾಡುವುದೆಲ್ಲವನ್ನೂ ಅಲ್ಲಾಹನು ಅರಿಯುತ್ತಾನೆ.

أَتْلُ مَا أُوْحِيَ إِلَيْكَ مِنَ الْكِتَابِ
وَأَقِمِ الصَّلَاةَ ۖ إِنَّ الصَّلَاةَ تَنْهَىٰ عَنِ
الْفَحْشَاءِ وَالْمُنْكَرِ ۗ وَكَرَّمُوا اللَّهَ
الْكَبِيرَ ﴿٤٥﴾ وَاللَّهُ يَعْلَمُ مَا تَصْنَعُونَ ﴿٤٥﴾

46. ಗ್ರಂಥದವರೊಡನೆ ಉತ್ತಮ ರೀತಿಯಿಂದ ವಿನಾ ಚರ್ಚಿಸಬೇಡಿರಿ - ಆದರೆ ಅವರ ಪೈಕಿ ಅಕ್ರಮಿಗಳ ಹೊರತು¹² ಮತ್ತು

وَلَا تَجَادِلُوا أَهْلَ الْكِتَابِ إِلَّا بِالْحَقِّ
هُوَ أَحْسَنُ ۚ إِلَّا الَّذِينَ ظَلَمُوا مِنْهُمْ

*ಇಲ್ಲಿಂದ 21ನೆಯ ಕಾಂಡ ಆರಂಭ

11. ಅರ್ಥಾತ್- ಅಶ್ಲೀಲ ಕೆಲಸಗಳಿಂದ ತಡೆಯುವುದು ಒಂದು ಸಣ್ಣ ವಿಷಯವಾಯಿತು. ಅಲ್ಲಾಹನ ದಿಕ್, ಅರ್ಥಾತ್ ನಮಾಝ್ ನಮಾಝ್ ಸತ್ಯಗಳು ಅದಕ್ಕಿಂತ ಎಷ್ಟೋ ಹೆಚ್ಚಿದೆ.

12. ಅರ್ಥಾತ್- ಅಕ್ರಮದ ಧೋರಣೆ ತಳೆಯುವವರೊಂದಿಗೆ ಅವರ ಅಕ್ರಮಕ್ಕೆ ಅನುಗುಣವಾಗಿ ಭಿನ್ನ ಧೋರಣೆಯನ್ನೂ ಅನುಸರಿಸಬಹುದು. ಪ್ರತಿ ಬಾರಿ, ಪ್ರತಿ ಸಂದರ್ಭದಲ್ಲಿ ಎಲ್ಲಾ ರೀತಿಯ ಜನರೊಡನೆ ಸುಮಧುರವಾದ ನಿಲುವನ್ನೇ ತಳೆಯಬಾರದು. ಸತ್ಯಪ್ರಚಾರಕನ ಸಜ್ಜನಿಕೆಯನ್ನು ಜಗತ್ತು ದೌರ್ಬಲ್ಯ ಮತ್ತು ದೀನತೆಯೆಂದು ಭಾವಿಸಬಾರದು. ಇಸ್ಲಾಮ್ ತನ್ನ ಅನುಯಾಯಿಗಳಿಗೆ ಸಭ್ಯತೆ, ಶಿಷ್ಟಾಚಾರ

ಅವರೊಡನೆ ಹೇಳಿರಿ; "ನಮ್ಮ ಕಡೆಗೆ ಕಳುಹಿಸಲಾಗಿರುವುದರ ಮೇಲೂ ನಿಮ್ಮ ಕಡೆಗೆ ಕಳುಹಿಸಲಾಗಿದ್ದುದರ ಮೇಲೂ ನಾವು ವಿಶ್ವಾಸವಿರಿಸಿದ್ದೇವೆ. ನಮ್ಮ ದೇವನೂ ನಿಮ್ಮ ದೇವನೂ ಒಬ್ಬನೇ ಮತ್ತು ನಾವು ಅವನ ಮುಸ್ಲಿಮರೇ (ಆಜ್ಞಾನುಸಾರಿಗಳೇ) ಆಗಿರುತ್ತೇವೆ."

وَقَوْلِهِمْ آمَنَّا بِالَّذِي آمَنَّا بِهِ
وَأُنزِلَ إِلَيْكُمْ وَالْهِنَا وَالْهَيْكُمُ وَاحِدٌ
وَنَحْنُ لَهُ مُسْلِمُونَ ﴿٤٧﴾

47. (ಪ್ರೇಮಾಂಬರರೇ) ನಾವು ಇದೇ ರೀತಿಯಲ್ಲಿ ನಿಮ್ಮ ಕಡೆಗೆ ಗ್ರಂಥ ಅವತೀರ್ಣಗೊಳಿಸಿದ್ದೇವೆ.¹³ ಆದುದರಿಂದ ಈ ಮುಂಚೆ ನಾವು ಯಾರಿಗೆ ಗ್ರಂಥ ನೀಡಿದ್ದೇವೋ ಅವರು ಇದರ ಮೇಲೆ ವಿಶ್ವಾಸ ವಿರಿಸುತ್ತಾರೆ¹⁴ ಮತ್ತು ಇವರಲ್ಲಿಯೂ ಅನೇಕರು ಇದರ ಮೇಲೆ ವಿಶ್ವಾಸ ವಿರಿಸುತ್ತಿದ್ದಾರೆ.¹⁵ ಕೇವಲ ಸತ್ಯನಿಷೇಧಿಗಳು ನಮ್ಮ ಸೂಕ್ತಗಳನ್ನು ಧಿಕ್ಕರಿಸುತ್ತಾರೆ.

وَكَذَلِكَ أَنْزَلْنَا إِلَيْكَ الْكِتَابَ فَالَّذِينَ
آمَنُوا بِهِمُ الْكِتَابَ يُؤْمِنُونَ بِهِ وَمِنْ
هَؤُلَاءِ مَنْ يُؤْمِنُ بِهِ وَمَا يَجْحَدُ
بِآيَاتِنَا إِلَّا الْكَافِرُونَ ﴿٤٨﴾

48. (ಪ್ರೇಮಾಂಬರರೇ) ನೀವು ಇದಕ್ಕೆ ಮುಂಚೆ ಯಾವುದೇ ಗ್ರಂಥ ಪಠಿಸುತ್ತಿರಲಿಲ್ಲ ಮತ್ತು ನಿಮ್ಮ ಕೈಯಿಂದ ಬರೆಯುತ್ತಲೂ ಇರಲಿಲ್ಲ. ಹಾಗಾಗುತ್ತಿದ್ದರೆ ಮಿಥ್ಯವಾದಿಗಳು ಸಂಶಯ ಗ್ರಸ್ತ ರಾಗಲು ಸಾಧ್ಯವಿತ್ತು.

وَمَا كُنْتُمْ تَتْلُوا مِنْ قَبْلِهِ مِنْ كِتَابٍ
وَلَا تَخْطَوْنَ بِيَمِينِكُمْ إِذْ الْأُرْتَابِ
الْمُبْطِلُونَ ﴿٤٩﴾

49. ವಾಸ್ತವದಲ್ಲಿ ಯಾರಿಗೆ ಜ್ಞಾನ ನೀಡಲ್ಪಟ್ಟಿರುವುದೋ ಅವರ ಹೃದಯಗಳಲ್ಲಿ ಈ ಸುಸ್ಪಷ್ಟ ಪ್ರಮಾಣಗಳಿವೆ.¹⁶ ಅಕ್ರಮಿಗಳ ಹೊರತು ಮತ್ತಾರೂ ನಮ್ಮ ನಿದರ್ಶನಗಳನ್ನು ಧಿಕ್ಕರಿಸುವುದಿಲ್ಲ.

بَلْ هُوَ آيَاتٌ بَيِّنَاتٌ فِي صُدُورِ
الَّذِينَ أُوْتُوا الْعِلْمَ وَمَا يَجْحَدُ
بِآيَاتِنَا إِلَّا الظَّالِمُونَ ﴿٥٠﴾

50. "ಇವನ ಪ್ರಭುವಿನ ಕಡೆಯಿಂದ ಇವನ ಮೇಲೆ ನಿದರ್ಶನಗಳೇಕೆ ಇಳಿಸಲ್ಪಡಲಿಲ್ಲ?" ಎಂದು ಇವರು ಕೇಳುತ್ತಾರೆ. ಹೇಳಿರಿ,

وَقَالُوا لَوْلَا أُنزِلَ عَلَيْهِ آيَاتٌ مِنْ
رَبِّهِ قُلْ إِنَّمَا الْآيَاتُ عِنْدَ اللَّهِ وَ

ಮತ್ತು ವಿಚಾರಶೀಲತೆಯನ್ನು ಕಲಿಸುತ್ತಿದೆ ನಿಜ. ಆದರೆ ಪ್ರತಿಯೊಬ್ಬ ಅಕ್ರಮಿಯೊಡನೆಯೂ ಮೃಧು ಸ್ವಭಾವವನ್ನೇ ಅನುಸರಿಸುವಂತಹ ವಿನಮ್ರತೆ ಮತ್ತು ದೈನ್ಯತೆಯನ್ನು ಕಲಿಸುವುದಿಲ್ಲ.

13. ಇದಕ್ಕೆ ಎರಡು ಅರ್ಥಗಳಿರಲು ಸಾಧ್ಯ. ಮೊದಲನೆಯದಾಗಿ ಹಿಂದಿನ ಪ್ರವಾದಿಗಳಿಗೆ ಗ್ರಂಥವನ್ನು ಅವತೀರ್ಣಗೊಳಿಸಿದಂತೆ ಈಗ ಈ ಗ್ರಂಥವನ್ನು ನಿಮ್ಮ ಮೇಲೆ ಅವತೀರ್ಣ ಗೊಳಿಸಿದ್ದೇವೆ. ಎರಡನೆಯದಾಗಿ ಹಿಂದಿನ ಎಲ್ಲಾ ಗ್ರಂಥಗಳ ನಿರಾಕರಣೆಯ ಬದಲು ಅದನ್ನು ಸಮ್ಮತಿಸುತ್ತಲೇ ಈ ಗ್ರಂಥದ ಮೇಲೆ ವಿಶ್ವಾಸವಿಡಬೇಕೆಂಬ ಬೋಧನೆಯೊಂದಿಗೆ ನಾವು ಇದನ್ನು ಅವತೀರ್ಣಗೊಳಿಸಿದ್ದೇವೆ.
14. ಗ್ರಂಥದವರ ಪೈಕಿ ಎಲ್ಲರೂ ಅಲ್ಲ. ಬದಲಾಗಿ ದಿವ್ಯ ಗ್ರಂಥಗಳ ನೈಜ ಪರಿಚ್ಛಾನವಿದ್ದ ಮತ್ತು ನಿಜಾರ್ಥದಲ್ಲಿ ಗ್ರಂಥದವರಾಗಿದ್ದ ಜನರು ಎಂದು ಹಿನ್ನೆಲೆಯಿಂದ ವ್ಯಕ್ತವಾಗುತ್ತದೆ.
15. ಇಲ್ಲಿ ಅರಬ್ ನಿವಾಸಿಗಳ ಕುರಿತು 'ಇವರಲ್ಲಿಯೂ' ಎಂದು ಹೇಳಲಾಗಿದೆ. ಸತ್ಯಪ್ರಿಯ ವ್ಯಕ್ತಿಗಳು ಎಲ್ಲೆಡೆಯೂ ವಿಶ್ವಾಸ ಸ್ವೀಕರಿಸುತ್ತಿದ್ದಾರೆ. ಅವರು ಗ್ರಂಥದವರ ಪೈಕಿಯವರಾಗಿದ್ದರೂ ಅಲ್ಲದಿದ್ದರೂ ಸರಿಯೇ ಎಂಬುದು ಇದರ ಇಂಗಿತ.
16. ಅರ್ಥಾತ್- ನಿರಕ್ಷರಿಯೊಬ್ಬರು ಕುರ್ಆನಿನಂತಹ ಉದ್ಗ್ರಂಥವನ್ನು ಸಮರ್ಪಿಸುವುದು ಮತ್ತು ಏಕಾಏಕಿಯಾಗಿ ಯಾವುದೇ ಪೂರ್ವಸಿದ್ಧತೆಯ ಕುರುಹನ್ನೂ ಯಾರೂ ಕಂಡಿರದಂತಹ ಅಸಾಮಾನ್ಯ ಚಮತ್ಕಾರಗಳನ್ನು ಪ್ರದರ್ಶಿಸುವುದು ಸ್ವತಃ ಬುದ್ಧಿಮತ್ತೆ ಮತ್ತು ದೃಷ್ಟಿ ಇರುವವರಿಗೆ ಅವರ ಪ್ರವಾದಿತ್ವದ ಸಾಕ್ಷ್ಯ ವಹಿಸುವ ಸುವ್ಯಕ್ತ ದೃಷ್ಟಾಂತಗಳಾಗಿ ಗೋಚರಿಸುತ್ತವೆ.

"ನಿದರ್ಶನಗಳಂತೂ ಅಲ್ಲಾಹನ ಬಳಿ ಇವೆ. ನಾನು ಕೇವಲ ಸುಸ್ಪಷ್ಟ ಎಚ್ಚರಿಕೆ ನೀಡುವವನು ಮಾತ್ರ."

إِنَّمَا أَنَا نَذِيرٌ مُّبِينٌ ﴿٥١﴾

51. ನಾವು ಇವರಿಗೆ ಓದಿ ಹೇಳಲಾಗುತ್ತಿರುವ ಗ್ರಂಥವನ್ನು ನಿಮ್ಮ ಮೇಲೆ ಅವತೀರ್ಣಗೊಳಿಸಿರುವುದು ಇವರಿಗೆ (ನಿದರ್ಶನಕ್ಕೆ) ಸಾಕಾಗದೇ? ನಿಶ್ಚಯವಾಗಿಯೂ ಸತ್ಯವಿಶ್ವಾಸವಿರಿಸುವವರಿಗೆ ಇದರಲ್ಲಿ ಕೃಪೆ ಹಾಗೂ ಉಪದೇಶವಿದೆ.

أَوَلَمْ يَكْفِهِمْ أَنَّا أَنْزَلْنَا عَلَيْكَ الْكِتَابَ يُذَكِّرُكَ عَلَيْهِمْ إِنَّ فِي ذَلِكَ لَرَحْمَةً وَذِكْرَى لِقَوْمٍ يُؤْمِنُونَ ﴿٥١﴾

52. (ಪ್ರೇಮಾಂಬರೇ) "ನನ್ನ ಮತ್ತು ನಿಮ್ಮ ನಡುವೆ ಸಾಕ್ಷ್ಯಕ್ಕೆ ಅಲ್ಲಾಹನೇ ಸಾಕು. ಅವನು ಭೂಮಿ-ಆಕಾಶಗಳಲ್ಲಿ ಎಲ್ಲವನ್ನೂ ಬಲ್ಲವನು. ಮಿಥ್ಯದ ಮೇಲೆ ವಿಶ್ವಾಸವಿರಿಸುವವರು ಮತ್ತು ಅಲ್ಲಾಹನನ್ನು ನಿಷೇಧಿಸುವವರೇ ನಷ್ಟದಲ್ಲಿರುವವರಾಗಿರುತ್ತಾರೆ."

قُلْ كَفَىٰ بِاللَّهِ بَيِّنًا وَبَيْنَكُمْ شَهِيدًا ۚ يَعْلَمُ مَا فِي السَّمَوَاتِ وَالْأَرْضِ وَالَّذِينَ آمَنُوا بِالْبَاطِلِ وَكَفَرُوا بِاللَّهِ أُولَٰئِكَ هُمُ الْخَاسِرُونَ ﴿٥٢﴾

53. ಇವರು ನಿಮ್ಮೊಡನೆ ಯಾತನೆಯನ್ನು ಬೇಗನೇ ತರಬೇಕೆಂದು ಆಗ್ರಹಿಸುತ್ತಾರೆ. ಒಂದು ಸಮಯವು ನಿಶ್ಚಯಿಸಲ್ಪಡದಿರುತ್ತಿದ್ದರೆ ಇವರ ಮೇಲೆ ಯಾತನೆ ಇಷ್ಟರಲ್ಲೇ ಬಂದು ಬಿಡುತ್ತಿತ್ತು ಮತ್ತು ನಿಶ್ಚಯವಾಗಿಯೂ ಅದು (ತಕ್ಕ ಸಮಯದಲ್ಲಿ) ಹಠಾತ್ತಾಗಿ, ಇವರಿಗೆ ಸುಳಿವೂ ಇಲ್ಲದ ವೇಳೆಯಲ್ಲಿ ಬಂದೇ ತೀರುವುದು.

وَيَسْتَعْجِلُونَكَ بِالْعَذَابِ وَلَوْلَا أَجَلٌ مُّسَمًّى لَّجَاءَهُمُ الْعَذَابُ وَلَيَأْتِيَنَّهُمْ بَغْتَةً وَهُمْ لَا يَشْعُرُونَ ﴿٥٣﴾

54. ಇವರು ನಿಮ್ಮೊಡನೆ ಯಾತನೆಯನ್ನು ಬೇಗನೆ ತರಬೇಕೆಂದು ಆಗ್ರಹಿಸುತ್ತಾರೆ. ವಸ್ತುತಃ ನರಕವು ಈ ಸತ್ಯನಿಷೇಧಿಗಳನ್ನು ಸುತ್ತುವರೆದು ಬಿಟ್ಟಿದೆ.

يَسْتَعْجِلُونَكَ بِالْعَذَابِ وَإِنَّ جَهَنَّمَ لَمُحِيطَةٌ بِالْكَافِرِينَ ﴿٥٤﴾

55. ಯಾತನೆಯು ಇವರನ್ನು ಮೇಲ್ಭಾಗದಿಂದಲೂ ಕಾಲಿನಡಿಯಿಂದಲೂ ಆವರಿಸಿಕೊಂಡ ದಿನ ಮತ್ತು ಅದು "ನೀವು ಮಾಡುತ್ತಿದ್ದ ದುಷ್ಟತ್ಯಗಳ ಸವಿಯನ್ನುಣ್ಣಿರಿ ಎನ್ನುವಾಗ (ಇವರಿಗೆ ತಿಳಿದೀತು)".

يَوْمَ يَغْشَاهُمْ الْعَذَابُ مِنْ فَوْقِهِمْ وَمِنْ تَحْتِ أَرْجُلِهِمْ وَيَقُولُ ذُوقُوا مَا كُنتُمْ تَعْمَلُونَ ﴿٥٥﴾

56. ಸತ್ಯವಿಶ್ವಾಸಿಗಳಾದ ಓ ನನ್ನ ದಾಸರೇ! ನನ್ನ ಭೂಮಿ ವಿಶಾಲವಾಗಿದೆ. ಆದುದರಿಂದ ನೀವು ನನ್ನ ದಾಸ್ಯ-ಆರಾಧನೆಯನ್ನೇ ಮಾಡಿರಿ.¹⁷

يُعْبَادِي الَّذِينَ آمَنُوا إِنَّ أَرْضِي وَاسِعَةٌ فَإِيَّايَ فَاعْبُدُونِ ﴿٥٦﴾

57. ಪ್ರತಿಯೊಂದು ಜೀವಿಗೂ ಮೃತ್ಯುವಿನ ರುಚಿಯನ್ನು ಸವಿಯಲಿಕ್ಕಿದೆ. ತರುವಾಯ ನೀವೆಲ್ಲರೂ ನಮ್ಮ ಕಡೆಗೆ ಮರಳಿಸಿ ತರಲ್ಪಡುವಿರಿ.

كُلُّ نَفْسٍ ذَائِقَةُ الْمَوْتِ ثُمَّ إِلَيْنَا تُرْجَعُونَ ﴿٥٧﴾

17. ಇದು ಹಿಜ್ರತ್‌ನ ಕಡೆಗಿರುವ ಸೂಚನೆ. ಅರ್ಥಾತ್ ಮಕ್ಕಾದಲ್ಲಿ ದೇವನ ದಾಸ್ಯ ದುಸ್ತರವಾಗುತ್ತಿದ್ದರೆ ದೇಶ ಬಿಟ್ಟು ಹೊರಡಿರಿ. ದೇವನ ಭೂಮಿ ಇಕ್ಕಟ್ಟಾಗಿಲ್ಲ. ದೇವನ ದಾಸರಾಗಿ ಇರಲು ಎಲ್ಲಿ ಸಾಧ್ಯವಿದೆಯೋ ಅಲ್ಲಿಗೆ ಹೊರಟು ಹೋಗಿರಿ.

58. ಸತ್ಯವಿಶ್ವಾಸ ಸ್ವೀಕಾರ ಮಾಡಿದವರನ್ನೂ, ಸತ್ಯಮವೆಸಗಿದವರನ್ನೂ ನಾವು ಸ್ವರ್ಗದ ಅತ್ಯುತ್ತಮ ಭವನಗಳಲ್ಲಿರಿಸುವೆವು. ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು. ಅಲ್ಲಿ ಅವರು ಸದಾ ಕಾಲ ವಾಸಿಸುವರು. ಸತ್ಯಮವೆಸಗುವವರಿಗೆ ಅದೆಷ್ಟು ಉತ್ತಮ ಸತ್ಯಲ!

وَالَّذِينَ آمَنُوا وَعَمِلُوا الصَّالِحَاتِ
لَنُدْخِلَنَّهُمْ مِنَ الْجَنَّةِ غُرَفًا تَجْرِي
مِنْ تَحْتِهَا الْأَنْهَارُ خَالِدِينَ فِيهَا
نِعْمَ أَجْرُ الْعَامِلِينَ ﴿٥٨﴾

59. ತಾಳ್ಮೆ ವಹಿಸಿದವರಿಗೆ ಮತ್ತು ತಮ್ಮ ಪ್ರಭುವಿನ ಮೇಲೆ ಭರವಸೆ ಯನ್ನಿರಿಸುವವರಿಗೆ!

الَّذِينَ صَبَرُوا وَعَلَىٰ رَبِّهِمْ يَتَوَكَّلُونَ ﴿٥٩﴾

60. ತಮ್ಮ ಆಹಾರವನ್ನು ಹೊತ್ತುಕೊಂಡು ತಿರುಗಾಡದಿರುವ ಎಷ್ಟೋ ಪ್ರಾಣಿಗಳಿವೆ. ಅಲ್ಲಾಹನು ಅವುಗಳಿಗೆ ಅಹಾರ ಕೊಡುತ್ತಾನೆ, ನಿಮ್ಮ ಅನ್ನದಾತನೂ ಅವನೇ. ಅವನು ಸರ್ವಶ್ರುತನೂ ಸರ್ವ ಜ್ಞಾನೂ ಆಗಿರುತ್ತಾನೆ.

وَكَأَيِّن مِّن دَابَّةٍ لَّا تَحْمِلُ رَزْقَهَا
اللَّهُ يَزْرُقُهَا وَإِيَّاكُمْ وَهُوَ السَّمِيعُ الْعَلِيمُ ﴿٦٠﴾

61. ನೀವು¹⁸ ಭೂಮಿ-ಆಕಾಶಗಳನ್ನು ಯಾರು ಸೃಷ್ಟಿಸಿದನೆಂದೂ ಸೂರ್ಯ ಚಂದ್ರರನ್ನು ಯಾರು ನಿಯಂತ್ರಿಸಿರುತ್ತಾನೆಂದೂ ಇವರೊಡನೆ ಕೇಳಿದರೆ ಇವರು ಖಂಡಿತ 'ಅಲ್ಲಾಹನು' ಎನ್ನುವರು. ಹಾಗಾದರೆ ಇವರು ಮೋಸ ಹೋಗುತ್ತಿರುವುದೆಲ್ಲಿಂದ?

وَلَيْن سَأَلْتَهُمْ مَنْ خَلَقَ السَّمَوَاتِ
وَ الْأَرْضِ وَ سَخَّرَ الشَّمْسَ وَ الْقَمَرَ
لَيَقُولَنَّ اللَّهُ قَاتِي يُؤْفَكُونَ ﴿٦١﴾

62. ಅಲ್ಲಾಹನೇ ತನ್ನ ದಾಸರ ಪೈಕಿ, ತಾನಿಚ್ಛಿಸಿದವನ ಜೀವನಾಧಾರವನ್ನು ವಿಸ್ತರಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಅದನ್ನು ಸಂಕುಚಿತಗೊಳಿಸುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹನು ಸಕಲ ವಸ್ತುಗಳನ್ನೂ ಬಲ್ಲವನಾಗಿದ್ದಾನೆ.

اللَّهُ يَبْسُطُ الرِّزْقَ لِمَن يَشَاءُ مِنْ
عِبَادِهِ وَ يَقْدِرُ لَهُ طَرِيقَ اللَّهِ بِكُلِّ
شَيْءٍ عَلِيمٌ ﴿٦٢﴾

63. ಆಕಾಶದಿಂದ ನೀರನ್ನು ಸುರಿಸಿದವನೂ ಅದರ ಮೂಲಕ, ನಿರ್ಜೀವವಾಗಿ ಬಿದ್ದಿರುವ ಭೂಮಿಯನ್ನು ಸಜೀವಗೊಳಿಸಿದವನೂ ಯಾರೆಂದು ನೀವು ಇವರೊಡನೆ ಕೇಳಿದರೆ, ಇವರು ಖಂಡಿತ ವಾಗಿಯೂ ಅಲ್ಲಾಹನೆನ್ನುವರು. "ಸರ್ವಸ್ತುಗಳೂ ಅಲ್ಲಾಹನಿಗೇ ಮೊಸಲು" ಎನ್ನಿರಿ.¹⁹ ಆದರೆ ಇವರಲ್ಲಿ ಹೆಚ್ಚಿನವರು ಗ್ರಹಿಸುವುದಿಲ್ಲ.

وَلَيْن سَأَلْتَهُمْ مَنْ نَزَّلَ مِنَ السَّمَاءِ
مَاءً فَأَحْيَا بِهِ الْأَرْضَ مِنْ بَعْدِ
مَوْتِهَا لَيَقُولَنَّ اللَّهُ طَقِيلِ الْحَبْدِ
اللَّهُ بَلْ أَكْثَرُهُمْ لَا يَعْقِلُونَ ﴿٦٣﴾

18. ಇಲ್ಲಿಂದ ಪುನಃ ಮಕ್ಕಾದ ಸತ್ಯನಿಷೇಧಿಗಳನ್ನು ಸಂಬೋಧಿಸಲಾಗಿದೆ.

19. ಇಲ್ಲಿ 'ಅಲ್‌ಹಮ್ಮುಲಿಲ್ಲಾಹ್' ಎಂಬ ಪದ ಎರಡು ಅರ್ಥಗಳನ್ನು ಕೊಡುತ್ತದೆ. ಮೊದಲನೆಯದಾಗಿ ಈ ಕೆಲಸಗಳೆಲ್ಲವೂ ಅಲ್ಲಾಹನದ್ದಾಗಿರುವುದರಿಂದ ಅವನೇ ಸ್ತುತಿಸ್ತೋತ್ರಗಳಿಗೆ ಅರ್ಹನು. ಇತರರಿಗೆ ಸ್ತುತಿಸ್ತೋತ್ರಗಳ ಹಕ್ಕು ಸಲ್ಲುವುದಾದರೂ ಹೇಗೆ? ಎರಡನೆಯದಾಗಿ ನೀವು ಸ್ವತಃ ಈ ವಿಷಯವನ್ನು ಸಮ್ಮತಿಸುತ್ತೀರಿ ಅಲ್ಲಾಹನಿಗೆ ಸ್ತುತಿ.

64. ಈ ಲೌಕಿಕ ಜೀವನವು ಒಂದು ಆಟ ಮತ್ತು ಮನೋರಂಜನೆಯಲ್ಲದೆ ಇನ್ನೇನೂ ಅಲ್ಲ. ನೈಜ ಜೀವನ ಗೃಹವು ಪರಲೋಕ ಗೃಹವೇ ಆಗಿದೆ. ಇವರು ಅರಿಯುತ್ತಿದ್ದರೆ!

65-66. ಇವರು ನಾವೆಯಲ್ಲಿ ಪ್ರಯಾಣಿಸುವಾಗ ತಮ್ಮ ಧರ್ಮವನ್ನು ಅಲ್ಲಾಹನಿಗೆ ಮೀಸಲಾಗಿಸಿಟ್ಟು ಅವನನ್ನು ಪ್ರಾರ್ಥಿಸುತ್ತಾರೆ. ತರುವಾಯ ಅವನು ಇವರನ್ನು ಸಂರಕ್ಷಿಸಿ ದಡಕ್ಕೆ ತಂದಾಗ ಒಮ್ಮೆಲೇ ಇವರು ಅಲ್ಲಾಹನಿಂದ ನೀಡಲ್ಪಟ್ಟ ಸಂರಕ್ಷಣೆಗೆ ಕೃತಘ್ನತೆ ತೋರಲಿಕ್ಕಾಗಿ ಮತ್ತು (ಲೌಕಿಕ ಜೀವನದ) ಸವಿಯನ್ನು ಅನುಭವಿಸಲಿಕ್ಕಾಗಿ 'ದೇವ ಸಹಭಾಗಿತ್ವ' ಎಸಗತೊಡಗುತ್ತಾರೆ. ಸರಿ, ಸದ್ಯದಲ್ಲೇ ಇವರಿಗೆ ತಿಳಿದೀತು.

67. ನಾವು ಒಂದು ಶಾಂತಿಪೂರ್ಣ 'ಹರಮ್' (ಸನ್ಮಾನ್ಯ ಸ್ಥಳ) ಮಾಡಿರುವುದನ್ನು ಇವರು ನೋಡುವುದಿಲ್ಲವೇ? ವಸ್ತುತಃ ಇವರ ಆಸುಪಾಸಿನಲ್ಲಿ ಜನರು ಅಪಹರಿಸಲ್ಪಡುತ್ತಾರೆ.²⁰ ಹೀಗಿದ್ದೂ ಇವರು ಮಿಥ್ಯದ ಮೇಲೆ ವಿಶ್ವಾಸವಿರಿಸಿ ಅಲ್ಲಾಹನ ಕೊಡುಗೆಯ ಬಗ್ಗೆ ಕೃತಘ್ನರಾಗುತ್ತಾರೆಯೇ?

68. ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸುವವನಿಗಿಂತ ಅಥವಾ ಸತ್ಯವು ತನ್ನ ಬಳಿ ಬಂದಾಗ ಅದನ್ನು ಸುಳ್ಳಾಗಿಸುವವನಿಗಿಂತ ದೊಡ್ಡ ಅಕ್ರಮಿ ಯಾರಿರಬಹುದು? ಇಂತಹ ಸತ್ಯನಿಷೇಧಿಗಳ ವಾಸಸ್ಥಾನ ನರಕವೇ ಅಲ್ಲವೇ?

69. ನಮಗಾಗಿ ಹೋರಾಡುವವರಿಗೆ ನಾವು ನಮ್ಮ ಮಾರ್ಗಗಳನ್ನು ತೋರಿಸಿ ಕೊಡುವೆವು²¹ ಮತ್ತು ನಿಶ್ಚಯವಾಗಿಯೂ ಅಲ್ಲಾಹ್ ಸಜ್ಜನರ ಜೊತೆಯಲ್ಲೇ ಇದ್ದಾನೆ.

وَمَا هَذِهِ الْحَيَاةُ الدُّنْيَا إِلَّا لَهْوٌ وَ
لَعِبٌ وَإِنَّ الدَّارَ الْآخِرَةَ لَهِیَ
الْحَيَاةُ أَنْتُمْ كَأَنْتُمْ یَعْلَمُونَ ﴿١٥﴾
فَإِذَا سَأَلَكَ الرَّسُولُ فِي الْفُلْكِ
مُخْلِصِينَ لَهُ الدِّينَ فَلْيَتَنَزَّلْ
إِلَى الْبَرِّ إِذَا هُمْ یُشْرِكُونَ ﴿١٦﴾
لَیْکُمْ وَأَبَآئُکُمْ مِنْهُمْ وَلَیَسْمَعُنَّ
فَسَوْفَ یَعْلَمُونَ ﴿١٧﴾

أَوْ لَمْ یَرَوْا أَنَّا جَعَلْنَا حَرَمًا مِمَّا
تَبَخَّطُ النَّاسُ مِنْ حَوْلِهِمْ أَقْبَالَ
بَاطِلٍ یُؤْمِنُونَ وَبِنِعْمَةِ
اللَّهِ یُکْفَرُونَ ﴿١٨﴾

وَمَنْ أَظْلَمُ مِمَّنِ افْتَرَى عَلَى اللَّهِ
كَذِبًا أَوْ كَذَّبَ بِالْحَقِّ لَمَّا جَاءَهُ
أَلَيْسَ فِي جَهَنَّمَ مَثْوًى لِّلْكَافِرِينَ ﴿١٩﴾

وَالَّذِينَ جَاهَدُوا فِينَا لَنَهْدِيَنَّهُمْ
سُبُلَنَا وَإِنَّ اللَّهَ لَمَعَ الْمُحْسِنِينَ ﴿٢٠﴾

20. ಅರ್ಥಾತ್- ಅವರಿಗೆ ಪರಮಾವಧಿ ಶಾಂತಿ ಪ್ರಾಪ್ತವಿರುವ ಈ ಮಕ್ಕಾ ನಗರವನ್ನು 'ಹರಮ್' ಅಥವಾ ಪವಿತ್ರ ಸ್ಥಳವನ್ನಾಗಿ ಮಾಡಿರುವುದು ಯಾವುದಾದರೂ ಲಾತ್ ಮತ್ತು ಹುಬುಲ್‌ಗಳೇ? ಅರೇಬಿಯಾದ ಅತ್ಯಂತ ಅಶಾಂತ ಪರಿಸ್ಥಿತಿಯಲ್ಲಿ ಎರಡೂವರೆ ಸಾವಿರ ವರ್ಷಗಳ ಕಾಲ ಆ ಪ್ರದೇಶವನ್ನು ಎಲ್ಲಾ ವಿಧದ ಕ್ಷೋಭೆಯಿಂದ ಸುರಕ್ಷಿತವಾಗಿರಿಸಿದವರು ಯಾರು? ಅದರ ಪಾವಿತ್ರವನ್ನು ಕಾಪಾಡಿದವರು ನಾವಲ್ಲದೆ ಮತ್ತಾರು?

21. ಅರ್ಥಾತ್- ಅಲ್ಲಾಹನ ಮಾರ್ಗದಲ್ಲಿ ಪ್ರಾಮಾಣಿಕತೆಯೊಂದಿಗೆ ಸಮಸ್ತ ಜಗತ್ತಿನೊಡನೆ ಸಂಘರ್ಷಕ್ಕಿಳಿಯುವ ಅವಯವನನ್ನು ತಂದೊಡ್ಡಿ ಕೊಳ್ಳುವವರನ್ನು ಅಲ್ಲಾಹನು ಹಾಗೆಯೇ ಬಿಟ್ಟು ಬಿಡುವುದಿಲ್ಲ. ಅವರ ಕೈಹಿಡಿದು ಅವರಿಗೆ ಮಾರ್ಗದರ್ಶನವೀಯುತ್ತಾನೆ. ತನ್ನೆಡೆಗೆ ಬರುವ ದಾರಿಗಳನ್ನು ಅವರ ಪಾಲಿಗೆ ಸುಗಮಗೊಳಿಸುತ್ತಾನೆ. ಯಾವ ರೀತಿ ತನ್ನ ಸಂಪ್ರೀತಿಗಳಿಸ ಬಹುದೆಂಬುದನ್ನು ಅವನು ಹೆಚ್ಚೆಚ್ಚೆಗೂ ತಿಳಿಸುತ್ತಾನೆ. ಸನ್ಮಾರ್ಗ ಎಲ್ಲಿದೆ, ದುರ್ಮಾರ್ಗಗಳು ಯಾವುವು ಎಂಬುದರ ಬಗ್ಗೆ ಅವನು ಪ್ರತಿಯೊಂದು ಹಂತದಲ್ಲೂ ಬೆಳಕು ಚೆಲ್ಲುತ್ತಾನೆ. ಅವರಲ್ಲಿ ಎಷ್ಟು ಸಂಕಲ್ಪಶುದ್ಧಿ ಮತ್ತು ಹಿತಾಕಾಂಕ್ಷೆ ಇರುತ್ತದೋ ಅಲ್ಲಾಹನ ಸಹಾಯ, ಸೌಭಾಗ್ಯ ಮತ್ತು ಸನ್ಮಾರ್ಗದರ್ಶನವೂ ಅಷ್ಟೇ ಪ್ರಮಾಣದಲ್ಲಿ ಅವರ ಜತೆಗಿರುತ್ತದೆ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಅಲಿಫ್ ಲಾಮ್ ಮಿಮ್.

الْم

2-5. ರೋಮನರು ಸಮೀಪದ ಭೂಭಾಗದಲ್ಲಿ ಪರಾಜಿತರಾದರು ಮತ್ತು ತಮ್ಮ ಈ ಪರಾಜಯದ ತರುವಾಯ ಕೆಲವೇ ವರ್ಷಗಳಲ್ಲಿ ಅವರು ವಿಜಯಿಗಳಾಗುವರು.¹ ಹಿಂದೆಯೂ ಇನ್ನು ಮುಂದೆಯೂ ಅಲ್ಲಾಹನದೇ ಪ್ರಭುತ್ವವಿದೆ. ಆ ದಿನವು ಅಲ್ಲಾಹ್ ದಯಪಾಲಿಸಿದ ವಿಜಯಕ್ಕಾಗಿ ಮುಸ್ಲಿಮರು ಸಂತೋಷವನ್ನಾಚರಿಸುವ ದಿನವಾಗಿರುವುದು.² ಅಲ್ಲಾಹನು ತಾನಿಚ್ಛಿಸಿದವರಿಗೆ ಸಹಾಯ ನೀಡುತ್ತಾನೆ ಮತ್ತು ಅವನು ಮಹಾ ಪ್ರಬಲನೂ ಕರುಣಾನಿಧಿಯೂ ಆಗಿರುತ್ತಾನೆ.

غُلِبَتِ الرُّومُ ۝ فِي آدْنَى الْأَرْضِ
وَهُمْ مِنْ بَعْدِ غَلِبِهِمْ سَيَغْلِبُونَ ۝
فِي بَضْعِ سِنِينَ ۝ اللَّهُ الْأَمْرُ مِنْ
قَبْلُ وَمِنْ بَعْدِ ۝ وَيَوْمَئِذٍ يَفِرُّ
الْمُؤْمِنُونَ ۝ يَنْصُرُ اللَّهُ يَنْصُرُ مَنْ
يَشَاءُ ۝ وَهُوَ الْعَزِيزُ الرَّحِيمُ ۝

6. ಇದು ಅಲ್ಲಾಹನು ಮಾಡಿದ ವಾಗ್ದಾನ. ಅಲ್ಲಾಹನು ಎಂದೂ ತನ್ನ ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ. ಆದರೆ ಹೆಚ್ಚಿನವರು ತಿಳಿಯುವುದಿಲ್ಲ.

وَعَدَ اللَّهُ لَا يَخْلِفُ اللَّهُ وَعْدَهُ وَلَكِنْ
أَكْثَرُ النَّاسِ لَا يَعْلَمُونَ ۝

7. ಜನರು ಲೌಕಿಕ ಜೀವನದ ಬಾಹ್ಯ ಮುಖವನ್ನು ಮಾತ್ರ ತಿಳಿಯುತ್ತಾರೆ ಮತ್ತು ಪರಲೋಕದ ಕುರಿತು ಸ್ವಯಂ ಬೋಧ ಶೂನ್ಯರಾಗಿದ್ದಾರೆ.

يَعْلَمُونَ ظَاهِرًا مِّنَ الْحَيَاةِ الدُّنْيَا
وَهُمْ عَنِ الْآخِرَةِ هُمْ غَفْلُونَ ۝

8. ಇವರೆಂದಾದರೂ ಸ್ವಯಂ ತಮ್ಮ ಕುರಿತಾಗಿ ವಿವೇಚಿಸಲಿಲ್ಲವೇ?

أَوْ لَمْ يَتَفَكَّرُوا فِي أَنفُسِهِمْ ۚ مَا خَلَقَ

1. ಇದು ಆ ಕಾಲದಲ್ಲಿ ರೋಮ್ ಮತ್ತು ಇರಾನಿನ ಸಾಮ್ರಾಜ್ಯಗಳ ನಡುವೆ ನಡೆಯುತ್ತಿದ್ದ ಯುದ್ಧದ ಕಡೆಗಿರುವ ಸೂಚನೆ. ಆಗ ರೋಮನ್ನರು ದಯನೀಯ ಸೋಲನುಭವಿಸಿದ್ದರು. ಅವರು ಮತ್ತೆ ಮೇಲೆಳುವರೆಂದು ಯಾರಿಗೂ ಕಲ್ಪಿಸಲಿಕ್ಕೂ ಸಾಧ್ಯವಿರಲಿಲ್ಲ. ಆದರೆ ಕೆಲವೇ ವರ್ಷಗಳಲ್ಲಿ ರೋಮನ್ನರು ಮತ್ತೆ ಪ್ರಬಲರಾಗುವರು ಎಂದು ಅಲ್ಲಾಹನು ಈ ಸೂಕ್ತದಲ್ಲಿ ಭವಿಷ್ಯ ನುಡಿದಿದ್ದಾನೆ.
2. ಇದು ಎರಡನೆಯ ಭವಿಷ್ಯವಾಣಿಯಾಗಿತ್ತು. ಒಂದೆಡೆ ಬದ್ರ್ ಯುದ್ಧದಲ್ಲಿ ಮುಸ್ಲಿಮರು ಜಯಗಳಿಸಿ, ಇನ್ನೊಂದೆಡೆ ರೋಮ್ ಮತ್ತು ಇರಾನಿನ ನಡುವಿನ ಯುದ್ಧದಲ್ಲಿ ರೋಮ್ ಜಯಗಳಿಸಿದ ಸಂದರ್ಭದಲ್ಲಿ ಜನರಿಗೆ ಇದರ ಅರ್ಥ ತಿಳಿಯಿತು.

- ಅಲ್ಲಾಹನು ಆಕಾಶಗಳನ್ನೂ ಭೂಮಿಯನ್ನೂ ಅವುಗಳ ನಡುವೆ ಇರುವುದೆಲ್ಲವನ್ನೂ ಸತ್ಯಪೂರ್ಣವಾಗಿ ಮತ್ತು ಒಂದು ನಿರ್ದಿಷ್ಟ ಕಾಲಾವಧಿಗಾಗಿಯೇ ಸೃಷ್ಟಿಸಿದ್ದಾನೆ. ಆದರೆ ಅನೇಕರು ತಮ್ಮ ಪ್ರಭುವಿನ ಭೇಟಿಯನ್ನು ನಿರಾಕರಿಸುವವರಾಗಿರುತ್ತಾರೆ.³
9. ಇವರಿಗಿಂತ ಮುಂಚೆ ಗತಿಸಿ ಹೋದವರ ಅಂತಿಮ ಪರಿಣಾಮ ಏನಾಯಿತೆಂದು ನೋಡಲು ಇವರೆಂದೂ ಭೂಮಿಯ ಮೇಲೆ ಸಂಚರಿಸಲಿಲ್ಲವೇ? ಅವರು ಇವರಿಗಿಂತಲೂ ಹೆಚ್ಚು ಬಲಶಾಲಿಗಳಾಗಿದ್ದರು. ಅವರು ಭೂಮಿಯನ್ನು ಚೆನ್ನಾಗಿ ಅಗೆದಿದ್ದರು ಮತ್ತು ಅದನ್ನು ಇವರು ಮಾಡಿರುವುದಕ್ಕಿಂತ ಅಧಿಕ ಸಮೃದ್ಧವಾಗಿ ಮಾಡಿದ್ದರು. ಅವರ ಬಳಿಗೆ ಅವರ ಸಂದೇಶವಾಹಕರು ಸುವ್ಯಕ್ತ ನಿರ್ದೇಶನಗಳನ್ನು ತಂದರು. ಅಲ್ಲಾಹನು ಅವರ ಮೇಲೆ ಅಕ್ರಮ ವೆಸಗುವವನಾಗಿರಲಿಲ್ಲ. ಆದರೆ ಅವರು ತಾವೇ ತಮ್ಮ ಮೇಲೆ ಅಕ್ರಮವೆಸಗುತ್ತಿದ್ದರು.
10. ಕೊನೆಗೆ ಪಾಪಕರ್ಮಗಳನ್ನು ಎಸಗಿದ್ದವರ ಪರಿಣಾಮವು ಬಹಳ ಕೆಟ್ಟದಾಯಿತು. ಏಕೆಂದರೆ ಅವರು ಅಲ್ಲಾಹನ ಸೂಕ್ತಗಳನ್ನು ಸುಳ್ಳಾಗಿಸಿದ್ದರು ಮತ್ತು ಅವರು ಅವುಗಳನ್ನು ಅಪಹಾಸ್ಯ ಮಾಡುತ್ತಿದ್ದರು.
11. ಅಲ್ಲಾಹನೇ ಸೃಷ್ಟಿಯ ಆರಂಭ ಮಾಡುತ್ತಾನೆ. ಅವನೇ ಅದರ ಪುನರಾವರ್ತನೆ ಮಾಡುವನು. ಮುಂದೆ ಅವನ ಕಡೆಗೇ ನೀವು ಮರಳಿಸಲ್ಪಡುವಿರಿ.
12. ಆ ಘಳಿಗೆ ಬಂದೆರಗುವ ದಿನ ಅಪರಾಧಿಗಳು ಮೂಕವಿಸ್ಮಿತರಾಗಿ ಬಿಡುವರು.⁴
13. ಅವರು ಮಾಡಿಕೊಂಡಿದ್ದ ಸಹಭಾಗಿಗಳಲ್ಲಿ ಯಾರೂ ಅವರ
- اللَّهُ السَّمَوَاتِ وَالْأَرْضِ وَمَا بَيْنَهُمَا
إِلَّا بِالْحَقِّ وَاجَلٍ مُّسَمًّى ۖ وَإِنَّ
كَثِيرًا مِّنَ النَّاسِ بِلِقَائِ رَبِّهِمْ لَكٰفِرُونَ ۝
أَوَلَمْ يَسِيرُوا فِي الْأَرْضِ فَيَنْظُرُوا
كَيْفَ كَانَ عَاقِبَةُ الَّذِينَ مِن قَبْلِهِمْ
كَانُوا أَشَدَّ مِنْهُمْ قُوَّةً وَأَثَارُوا الْأَرْضَ
وَ عَمَرُوهَا أَكْثَرَ مِمَّا عَمَرُوهَا وَجَاءَتْهُمْ
رُسُلُهُم بِالْبَيِّنَاتِ ۖ فَمَا كَانَ اللَّهُ
لِيُظْلِمَهُمْ وَلٰكِن كَانُوا أَنفُسَهُمْ يَظْلِمُونَ ۝
ثُمَّ كَانَ عَاقِبَةَ الَّذِينَ أَسَاءُوا السُّوٓءَىٰ
أَن كَذَّبُوا بِآيَاتِ اللَّهِ وَكَانُوا
بِهَا يَسْتَهْزِءُونَ ۝
اللَّهُ يَبْدَأُ الْخَلْقَ ثُمَّ يُعِيدُهُ ثُمَّ
إِلَيْهِ تُرْجَعُونَ ۝
وَيَوْمَ تَقُومُ السَّاعَةُ يُبْلِسُ الْمُجْرِمُونَ ۝
وَلَمْ يَكُن لَّهُمْ مِّنْ شُرَكَآئِهِمْ شٰفِعُونَ ۝

3. ಅರ್ಥಾತ್- ನಿಸರ್ಗ ವ್ಯವಸ್ಥೆಯನ್ನು ಮಾನವ ತನ್ನ ದೃಷ್ಟಿಯನ್ನು ಕೇಂದ್ರೀಕರಿಸಿ ನೋಡಿದರೆ ಅವನಿಗೆ ಎರಡು ವಾಸ್ತವಿಕತೆಗಳು ಸ್ಪಷ್ಟವಾಗಿ ಗೋಚರಿಸುತ್ತವೆ. ಮೊದಲನೆಯದಾಗಿ ಇದು ಯಾವುದಾದರೊಬ್ಬ ಆಡುವವನ ಆಟಿಕೆಯಲ್ಲ. ಬದಲಾಗಿ ಯುಕ್ತಿಪೂರ್ಣವಾದ ಮತ್ತು ಉದ್ದೇಶವನ್ನು ಹೊಂದಿರುವ ಒಂದು ವ್ಯವಸ್ಥೆಯಾಗಿದೆ. ಎರಡನೆಯದಾಗಿ ಇದು ಶಾಶ್ವತವಾದ ವ್ಯವಸ್ಥೆಯೇನಲ್ಲ. ಬದಲಾಗಿ ಒಂದು ದಿನ ಇದು ಕೊನೆಗೊಂಡೇ ತೀರುವುದು. ಈ ಎರಡೂ ವಿಷಯಗಳು ಪರಲೋಕ ಜೀವನಕ್ಕೆ ಸಾಕ್ಷ್ಯ ಒದಗಿಸುತ್ತವೆ. ಆದರೆ ಇದಲ್ಲವನ್ನು ನೋಡುತ್ತಲೂ ಜನರು ಅದನ್ನು ನಿರಾಕರಿಸುತ್ತಾರೆ.
4. ಮೂಲದಲ್ಲಿ 'ಮುಬ್ತಿಸೂನ್' ಎಂಬ ಪದ ಪ್ರಯೋಗವಾಗಿದೆ. 'ಇಬ್ನಾಸ್' ಎಂದರೆ ದುಃಖ ಮತ್ತು ನಿರಾಶೆಯಿಂದ ಒಬ್ಬ ವ್ಯಕ್ತಿ ಖಿನ್ನನಾಗಿ ಮೌನಿಯಾಗಿ ಮಾರ್ಪಡುವುದು.

<p>ಶಿಫಾರಸುದಾರರಾಗಲಾರರು ಮತ್ತು ಅವರು ತಮ್ಮ ಸಹಭಾಗಿಗಳ ನಿಷೇಧಕರಾಗುವರು.⁵</p>	<p>وَكَانُوا بِشْرَكَائِهِمْ كَفِرِينَ ۝</p>
<p>14. ಆ ಘಳಿಗೆಯು ಬಂದೆರಗುವ ದಿನ (ಸಕಲ ಮಾನವರೂ) ಬೇರೆ ಬೇರೆ ಪಂಗಡಗಳಲ್ಲಿ ಹಂಚಿ ಹೋಗುವರು.</p>	<p>وَيَوْمَ تَقُومُ السَّاعَةُ يُومِمِدُ يَتَفَرَّقُونَ ۝</p>
<p>15. ಸತ್ಯವಿಶ್ವಾಸವಿರಿಸಿದವರು ಮತ್ತು ಸತ್ಯಮರ್ಪವೆಸಗಿದವರು ಒಂದು ಉದ್ಯಾನದಲ್ಲಿ ಹರ್ಷೋಲ್ಲಾಸದೊಂದಿಗೆ ಇರಿಸಲ್ಪಡುವರು.</p>	<p>فَأَمَّا الَّذِينَ آمَنُوا وَعَمِلُوا الصَّالِحَاتِ فَهُمْ فِي رَوْضَةٍ يُحْبَرُونَ ۝</p>
<p>16. ಸತ್ಯನಿಷೇಧಿಗಳು ಮತ್ತು ನಮ್ಮ ಸೂಕ್ತಗಳನ್ನೂ ಪರಲೋಕದ ಭೇಟಿಯನ್ನೂ ಸುಳ್ಳಾಗಿಸಿದವರು ಯಾತನೆಯಲ್ಲಿ ಉಪಸ್ಥಿತರಾಗಿ ಇರಿಸಲ್ಪಡುವರು.</p>	<p>وَأَمَّا الَّذِينَ كَفَرُوا وَكَذَّبُوا بِآيَاتِنَا وَإِقْرَآءِ الْآخِرَةِ فَأُولَٰئِكَ فِي الْعَذَابِ مُحْضَرُونَ ۝</p>
<p>17. ಆದುದರಿಂದ ನೀವು ಸಂಧ್ಯಾಕಾಲ ಬಂದಾಗಲೂ ಪ್ರಾತಃಕಾಲವಾದಾಗಲೂ ಅಲ್ಲಾಹನ ಗುಣಗಾನ ಮಾಡಿರಿ.</p>	<p>فَسُبْحَانَ اللَّهِ حِينَ تُمْسُونَ وَحِينَ تُصْبِحُونَ ۝</p>
<p>18. ಭೂಮಿ-ಆಕಾಶಗಳಲ್ಲಿ ಸ್ತುತಿಸ್ತೋತ್ರಗಳು ಅವನಿಗೇ ಮೀಸಲು ಮತ್ತು ಮೂರನೆಯ ಜಾವದಲ್ಲೂ ನಿಮಗೆ 'ಝುಹರ್' ಸಮಯ ಬಂದಾಗಲೂ (ಅವನ ಗುಣಗಾನ ಮಾಡಿರಿ).⁶</p>	<p>وَلَهُ الْحَمْدُ فِي السَّمَوَاتِ وَالْأَرْضِ وَعَشِيًّا وَحِينَ تُظْهِرُونَ ۝</p>
<p>19. ಅವನು ಸಜೀವಿಯನ್ನು ನಿರ್ಜೀವಿಯಿಂದ ಹೊರತೆಗೆಯುತ್ತಾನೆ, ನಿರ್ಜೀವಿಯನ್ನು ಸಜೀವಿಯಿಂದ ಹೊರ ತೆಗೆಯುತ್ತಾನೆ ಮತ್ತು ಭೂಮಿಗೆ ಅದರ ಮರಣದ ಬಳಿಕ ಮತ್ತೆ ಜೀವದಾನ ಮಾಡುತ್ತಾನೆ. ಇದೇ ರೀತಿಯಲ್ಲಿ ನೀವು (ಮರಣಾವಸ್ಥೆಯಿಂದ) ಹೊರ ತೆಗೆಯಲ್ಪಡುವಿರಿ.</p>	<p>يُخْرِجُ الْحَيَّ مِنَ الْمَيِّتِ وَيُخْرِجُ الْمَيِّتَ مِنَ الْحَيِّ وَيُحْيِي الْأَرْضَ بَعْدَ مَوْتِهَا ۗ وَكَذَٰلِكَ تُخْرَجُونَ ۝</p>
<p>20. ಅವನು ನಿಮ್ಮನ್ನು ಮಣ್ಣಿನಿಂದ ಸೃಷ್ಟಿಸಿದುದು, ತರುವಾಯ ಒಮ್ಮೆಲೇ ನೀವು ಮಾನವರಾಗಿ (ಭೂಮಿಯಲ್ಲಿ) ಹಬ್ಬುತ್ತಾ ಹೋಗುತ್ತಿರುವುದು ಅವನ ನಿದರ್ಶನಗಳಲ್ಲೊಂದಾಗಿದೆ.</p>	<p>وَمِنْ آيَاتِهِ أَنْ خَلَقَكُمْ مِنْ تُرَابٍ ثُمَّ إِذَا أَنْتُمْ بَشَرٌ تَبْتَشِرُونَ ۝</p>
<p>21. ಅವನು ನಿಮಗಾಗಿ ನಿಮ್ಮ ವರ್ಗದಿಂದಲೇ ಜೋಡಿಗಳನ್ನು</p>	<p>وَمِنْ آيَاتِهِ أَنْ خَلَقَ لَكُمْ مِنْ أَنْفُسِكُمْ</p>
<p>5. ಅರ್ಥಾತ್- ಆಗ ಬಹುದೇವವಿಶ್ವಾಸಿಗಳು ಸ್ವತಃ ನಾವು ಇವರನ್ನು ದೇವನಿಗೆ ಭಾಗೀದಾರರನ್ನಾಗಿ ನಿಶ್ಚಯಿಸುವಲ್ಲಿ ತಪ್ಪಿದ್ದೆವು ಎಂದು ಸಮ್ಮತಿಸುವರು.</p> <p>6. ಈ ಸೂಕ್ತದಲ್ಲಿ ನಮಾಝ್‌ನ ನಾಲ್ಕು ಸಮಯಗಳ ಕಡೆಗೆ ಸ್ಪಷ್ಟವಾದ ಸೂಚನೆ ಇದೆ. ಫಜ್, ಮಗ್ರಿಬ್, ಅಸರ್ ಮತ್ತು ಝುಹರ್ ನಮಾಝ್‌ಗಳು. ಇದರ ಜತೆಗೆ ಹೂದ್ ಅಧ್ಯಾಯದ 114, ಬನೀಇಸ್ರಾಈಲ್‌ನ 78, ಮತ್ತು ತಾಹಾದ 130ನೆಯ ಸೂಕ್ತವನ್ನು ಸೇರಿಸಿ ಓದಿದರೆ ನಮಾಝ್‌ನ ಐದೂ ಹೊತ್ತಿನ ಆದೇಶ ಹೊರಡುತ್ತದೆ.</p>	

ಸೃಷ್ಟಿಸಿ, ನೀವು ಅವರ ಬಳಿ ಪ್ರಶಾಂತಿಯನ್ನು ಪಡೆಯುವಂತೆ ಮಾಡಿದುದು ಮತ್ತು ನಿಮ್ಮ ನಡುವೆ ಪ್ರೇಮ ಮತ್ತು ಅನುಕಂಪ ವನ್ನುಂಟು ಮಾಡಿದುದೂ ಅವನ ನಿದರ್ಶನಗಳಲ್ಲೊಂದಾಗಿದೆ. ನಿಶ್ಚಯವಾಗಿಯೂ ವಿವೇಚಿಸುವವರಿಗೆ ಇದರಲ್ಲಿ ಅನೇಕ ನಿದರ್ಶನಗಳಿವೆ.

22. ಆಕಾಶಗಳ ಮತ್ತು ಭೂಮಿಯ ಸೃಷ್ಟಿಯೂ ನಿಮ್ಮ ಭಾಷೆಗಳ ಹಾಗೂ ವರ್ಣಗಳ ತಾರತಮ್ಯವೂ ಅವನ ನಿದರ್ಶನಗಳಲ್ಲಿ ಒಂದಾಗಿದೆ. ನಿಶ್ಚಯವಾಗಿಯೂ ಜ್ಞಾನಿಗಳಿಗೆ ಇದರಲ್ಲಿ ಅನೇಕ ನಿದರ್ಶನಗಳಿವೆ.

23. ಇರುಳು ಹಗಲುಗಳಲ್ಲಿ ನಿಮ್ಮ ನಿದ್ರೆಯೂ ನೀವು ಅವನ ಅನುಗ್ರಹವನ್ನರಸುವುದೂ ಅವನ ನಿದರ್ಶನಗಳಲ್ಲೊಂದಾಗಿದೆ. ನಿಶ್ಚಯವಾಗಿಯೂ ಲಕ್ಷ್ಯವಿಟ್ಟು ಆಲಿಸುವವರಿಗೆ ಇದರಲ್ಲಿ ಅನೇಕ ನಿದರ್ಶನಗಳಿವೆ.

24. ಅವನು ನಿಮಗೆ ಭಯದೊಂದಿಗೂ ನಿರೀಕ್ಷೆಯೊಂದಿಗೂ ಮಿಂಚಿನ ಹೊಳಪನ್ನು ತೋರಿಸುವುದು ಹಾಗೂ ಆಕಾಶದಿಂದ ನೀರನ್ನು ಸುರಿಸುವುದು ಅನಂತರ ಅದರ ಮೂಲಕ- ನೆಲಕ್ಕೆ ಅದರ ಮರಣದ ಬಳಿಕ- ಮತ್ತೆ ಜೀವ ನೀಡುವುದು ಅವನ ನಿದರ್ಶನ ಗಳಲ್ಲಿ ಸೇರಿವೆ. ನಿಶ್ಚಯವಾಗಿಯೂ ವಿವೇಕಿಗಳಿಗೆ ಇದರಲ್ಲಿ ಅನೇಕ ನಿದರ್ಶನಗಳಿವೆ.

25. ಆಕಾಶ ಮತ್ತು ಭೂಮಿ ಅವನ ಅಪ್ಪಣೆಯಿಂದ ಸ್ಥಾಪಿತವಾಗಿರು ವುದು ಅವನ ನಿದರ್ಶನಗಳಲ್ಲೊಂದಾಗಿದೆ. ಮುಂದೆ ಅವನು ನಿಮ್ಮನ್ನು ಭೂಮಿಯಿಂದ ಕೂಗಿ ಕರೆದೊಡನೆ ಒಂದೇ ಕರೆಗೆ ನೀವು ಧಟ್ಟನೆ ಹೊರಟು ಬರುವಿರಿ.

26. ಆಕಾಶಗಳಲ್ಲೂ ಭೂಮಿಯಲ್ಲೂ ಇರುವ ಎಲ್ಲರೂ ಅವನ ದಾಸರು. ಎಲ್ಲರೂ ಅವನ ಆಜ್ಞಾಧೀನರೇ ಆಗಿರುತ್ತಾರೆ.

27. ಸೃಷ್ಟಿಯ ಆರಂಭ ಮಾಡುವವನೂ ಅವನೇ ಮತ್ತು ಅದರ ಪುನರಾವರ್ತನೆ ಮಾಡುವವನೂ ಅವನೇ. ಇದು ಅವನಿಗೆ ಅತ್ಯಂತ ಸುಲಭವಾದುದು. ಭೂಮಿ-ಆಕಾಶಗಳಲ್ಲಿ ಅವನ ಗುಣವು ಸರ್ವಶ್ರೇಷ್ಠವಾಗಿದ್ದು ಅವನು ಪ್ರಬಲನೂ ಯುಕ್ತಿಪೂರ್ಣನೂ ಆಗಿರುತ್ತಾನೆ.

أَمْ وَاجِبًا تَتَسَكَّنُوا إِلَيْهَا وَجَعَلْ بَيْنَكُمْ
مَوَدَّةً وَرَحْمَةً إِنَّ فِي ذَلِكَ لَآيَاتٍ
لِّقَوْمٍ يَتَفَكَّرُونَ ﴿٢١﴾

وَمِنْ آيَاتِهِ خَلْقُ السَّمَوَاتِ وَالْأَرْضِ
وَإِخْتِلَافُ أَلْسِنَتِكُمْ وَأَلْوَانِكُمْ إِنَّ
فِي ذَلِكَ لَآيَاتٍ لِلْعَالَمِينَ ﴿٢٢﴾

وَمِنْ آيَاتِهِ مَنَامُكُمْ بِاللَّيْلِ وَالنَّهَارِ
وَإِبْتِغَاؤُكُمْ مِنْ قُضِيِّكُمْ إِنَّ فِي ذَلِكَ
لَآيَاتٍ لِّقَوْمٍ يُسْمِعُونَ ﴿٢٣﴾

وَمِنْ آيَاتِهِ يُرِيكُمْ الْبَرْقَ خَوْفًا وَ
طَمَعًا وَيَنْزِلُ مِنَ السَّمَاءِ مَاءً فَيُجِي
بِهِ الْأَرْضَ بَعْدَ مَوْتِهَا إِنَّ فِي
ذَلِكَ لَآيَاتٍ لِّقَوْمٍ يَعْقِلُونَ ﴿٢٤﴾

وَمِنْ آيَاتِهِ أَنْ تَقُومَ السَّمَاءُ وَ
الْأَرْضُ بِأَمْرِهِ ثُمَّ إِذَا دَعَاكُمْ دَعْوَةً
مِّنَ الْأَرْضِ إِذَا أَنْتُمْ تَخْرُجُونَ ﴿٢٥﴾

وَأَلَّكَ مَنْ فِي السَّمَوَاتِ وَالْأَرْضِ
كُلٌّ لَّهُ فُتَاتُونَ ﴿٢٦﴾

وَهُوَ الَّذِي يَبْدَأُ الْخَلْقَ ثُمَّ يُعِيدُهُ
وَهُوَ أَهْوَنُ عَلَيْهِ وَلَهُ الْمَثَلُ الْأَعْلَى
فِي السَّمَوَاتِ وَالْأَرْضِ وَهُوَ الْعَزِيزُ
الْحَكِيمُ ﴿٢٧﴾

28. ಅವನು ನಿಮಗೆ ನಿಮ್ಮಿಂದಲೇ ಒಂದು ಉಪಮೆ ಕೊಡುತ್ತಾನೆ. ನಿಮ್ಮ ಸ್ವಾಧೀನವಿರುವ ನಿಮ್ಮ ಗುಲಾಮರಲ್ಲಿ ಕೆಲವರು ನಾವು ನಿಮಗೆ ನೀಡಿರುವ ಸಂಪತ್ತಿನಲ್ಲಿ ನಿಮ್ಮೊಂದಿಗೆ ಸರಿಸಮಾನ ಪಾಲುದಾರರಾಗಿದ್ದಾರೆಯೇ ಮತ್ತು ನೀವು ನಿಮ್ಮ ಸರಿಸಾಟಿಯಾಗಿ ರುವವರನ್ನು ಹೆದರುವಂತೆಯೇ ಅವರನ್ನೂ ಹೆದರುತ್ತೀರಾ? - ಈ ರೀತಿಯಲ್ಲಿ ನಾವು ವಿವೇಕವನ್ನು ಬಳಸುವವರಿಗಾಗಿ ನಮ್ಮ ಸೂಕ್ತಗಳನ್ನು ಸೃಷ್ಟವಾಗಿ ವಿವರಿಸುತ್ತೇವೆ.

صَرَبَ لَكُمْ مَثَلًا مِّنْ أَنْفُسِكُمْ هَلْ لَكُمْ مِمَّنْ مَّا مَلَكَتْ أَيْمَانُكُمْ مِّنْ شُرَكَاءَ فِي مَا رَزَقْنَاكُمْ فَأَنْتُمْ فِيهِ سَوَاءٌ تَخَافُونَهُمْ كَخِيفَتِكُمْ أَنْفُسَكُمْ كَذَلِكَ نُفَصِّلُ الْآيَاتِ لِقَوْمٍ يَعْقِلُونَ ﴿٢٨﴾

29. ಆದರೆ ಈ ಅಕ್ರಮಿಗಳು ಏನೂ ಅರ್ಥ ಮಾಡಿಕೊಳ್ಳದೆ ತಮ್ಮ ಊಹೆಗಳನ್ನು ಅನುಸರಿಸುತ್ತಿದ್ದಾರೆ. ಅಲ್ಲಾಹನೇ ದಾರಿಗಡಿಸಿ ಬಿಟ್ಟವನಿಗೆ ಮಾರ್ಗದರ್ಶನ ನೀಡುವವನು ಇನ್ನಾರಿದ್ದಾನೆ? ಇಂತಹ ವರಿಗೆ ಯಾರೂ ಸಹಾಯಕನಾಗಲಾರ.

بَلِ اتَّبَعَ الَّذِينَ ظَلَمُوا أَهْوَاءَهُمْ بِغَيْرِ عِلْمٍ فَسَبَّحُوا بِحَمْدِ اللَّهِ تَوَكُّلاً وَنُصْرًا ﴿٢٩﴾

30. ಆದುದರಿಂದ (ಸಂದೇಶವಾಹಕರೇ ಮತ್ತವರ ಅನುಯಾಯಿಗಳೇ) ನೀವು ಏಕನಿಷ್ಠೆಯಿಂದ ನಿಮ್ಮ ಮುಖವನ್ನು ಈ ಧರ್ಮದ ಕಡೆ ಕೇಂದ್ರೀಕರಿಸಿರಿ. ಅಲ್ಲಾಹನು ಮಾನವನನ್ನು ಸೃಷ್ಟಿಸಿದ ಪ್ರಕೃತಿಯಲ್ಲೇ ಸ್ಥಿರವಾಗಿರಿ. ಅಲ್ಲಾಹನು ಮಾಡಿದ ರಚನೆಯನ್ನು ಬದಲಾಯಿಸಲಾಗದು.* ಇದುವೇ ಸತ್ಯ ಮತ್ತು ಸರಿಯಾದ ಧರ್ಮವಾಗಿದೆ. ಆದರೆ ಹೆಚ್ಚಿನವರು ಅರಿಯುವುದಿಲ್ಲ.

فَأَقِمْ وَجْهَكَ لِلدِّينِ حَنِيفًا فِطْرَتَ اللَّهِ الَّتِي فَطَرَ النَّاسَ عَلَيْهَا لَا تَبْدِيلَ لِخَلْقِ اللَّهِ ذَٰلِكَ الدِّينُ الْقَيِّمُ وَلَكِنَّ أَكْثَرَ النَّاسِ لَا يَعْلَمُونَ ﴿٣٠﴾

31-32. ಅಲ್ಲಾಹನಡೆಗೆ ಮರಳುತ್ತ ಮತ್ತು ಅವನನ್ನು ಭಯಪಡುತ್ತ (ಇದರಲ್ಲೇ ಸ್ಥಿರವಾಗಿರಿ) ಹಾಗೂ ನಮಾಝನ್ನು ಸಂಸ್ಥಾಪಿಸಿರಿ ಮತ್ತು ತಮ್ಮ ತಮ್ಮ ಧರ್ಮವನ್ನು ಭಿನ್ನವಾಗಿರಿಸಿಕೊಂಡ ಹಾಗೂ ಪಂಗಡಗಳಾಗಿ ವಿಂಗಡಿತರಾಗಿರುವ ಬಹುದೇವ ವಿಶ್ವಾಸಿ

مُنِيبِينَ إِلَيْهِ وَاتَّقُوهُ وَأَقِيمُوا الصَّلَاةَ وَلَا تَكُونُوا مِنَ الْمُشْرِكِينَ ﴿٣١﴾
مِنَ الَّذِينَ فَرَّقُوا دِيَارَهُمْ وَكَأُوتُوا

7. ಇದು ಅನ್ನಹ್ಲಿ ಅಧ್ಯಾಯದ 62ನೆಯ ಸೂಕ್ತದಲ್ಲಿ ಬಂದ ವಿಷಯವೇ ಆಗಿದೆ. 'ನೀವು ನಿಮ್ಮ ಸೊತ್ತಿನಲ್ಲಿ ನಿಮ್ಮ ದಾಸರನ್ನು ಭಾಗಿದಾರರಂದು ಕಲ್ಪಿಸಲಾರಿರಿ ಎಂದಾದರೆ' ದೇವನು ತನ್ನ ದೇವತ್ವದಲ್ಲಿ ದಾಸರನ್ನು ಭಾಗೀದಾರರನ್ನಾಗಿ ಮಾಡುತ್ತಾನೆಂಬ ವಿಷಯ ಹೇಗೆ ನಿಮ್ಮ ತಲೆಗೆ ಹೊಕ್ಕಿತು ಎಂಬ ವಿಷಯದ ಬಗ್ಗೆಯೇ ಎರಡೂ ಕಡೆ ಒತ್ತು ಕೊಡಲಾಗಿದೆ.

8. ಅರ್ಥಾತ್- ದೇವನು ಮಾನವನನ್ನು ತನ್ನ ದಾಸನಾಗಿ ಮಾಡಿದ್ದಾನೆ. ತನ್ನ ದಾಸ್ಯಕ್ಕಾಗಿಯೇ ಅವನು ಮಾನವನನ್ನು ಸೃಷ್ಟಿಸಿದ್ದಾನೆ. ಅವನ ಈ ಸ್ಥಿತಿಯನ್ನು ಯಾರಿಗೂ ಬದಲಿಸಲು ಸಾಧ್ಯವಿಲ್ಲ. ವ್ಯಕ್ತಿ, ದಾಸ್ಯದ ತನ್ನ ಸ್ಥಾನದಿಂದ ಮುಕ್ತನಾಗಲು ಸಾಧ್ಯವಿಲ್ಲ. ಹಾಗೆಯೇ ಅಲ್ಲಾಹನ ಹೊರತು ಬೇರೆ ಯಾರನ್ನಾದರೂ ದೇವನೆಂದು ಪರಿಗಣಿಸಿದರೆ ಅದು ನಿಜಾರ್ಥದಲ್ಲಿ ದೇವನಾಗಿ ಬಿಡಲು ಸಾಧ್ಯವಿಲ್ಲ. ಮಾನವನು ತನ್ನ ಪಾಲಿಗೆ ಎಷ್ಟೇ ದೇವರನ್ನು ಮಾಡಿಕೊಂಡರೂ ಅವನು ಒಬ್ಬ ದೇವನ ಹೊರತು ಬೇರಾರ ದಾಸನೂ ಅಲ್ಲ ಎಂಬ ವಾಸ್ತವಿಕತೆ ಅತ್ಯಂತ ನಿಶ್ಚಿತವಾದುದು. ಅದರ ಇನ್ನೊಂದು ಭಾಷಾಂತರ "ಅಲ್ಲಾಹನ ರಚನೆಯಲ್ಲಿ ಬದಲಾವಣೆ ಮಾಡದಿರಿ" ಎಂದಾಗಬಹುದು. ಅರ್ಥಾತ್, ಅಲ್ಲಾಹನು ಯಾವ ಪ್ರಕೃತಿಯಲ್ಲಿ ಮಾನವನನ್ನು ಸೃಷ್ಟಿಸಿದ್ದಾನೋ ಅದನ್ನು ಕೆಡಿಸುವುದು ಅಥವಾ ವಿರೂಪಗೊಳಿಸುವುದು ಸರಿಯಲ್ಲ.

ಗಳಲ್ಲಾಗಬೇಡಿರಿ. ಪ್ರತಿಯೊಂದು ಪಂಗಡವೂ ತನ್ನ ಬಳಿ ಏನಿದೆಯೋ ಅದರಲ್ಲೇ ತಲ್ಲೀನವಾಗಿದೆ.

33-34. ಜನರಿಗೇನಾದರೂ ಕಷ್ಟ ಬಂದಾಗ ಅವರು ತಮ್ಮ ಪ್ರಭುವಿನ ಕಡೆಗೆ ಮರಳಿ ಅವನನ್ನು ಪ್ರಾರ್ಥಿಸುತ್ತಾರೆ. ತರುವಾಯ ಅವನು ಅವರಿಗೆ ತನ್ನ ಕರುಣೆಯ ರಸಾಸ್ವಾದನ ಮಾಡಿಸಿದಾಗ ಹಠಾತ್ತನೆ ಅವರಲ್ಲಿ ಕೆಲವರು ನಾವು ಮಾಡಿದ ಉಪಕಾರಕ್ಕೆ ಕೃತಘ್ನತೆ ತೋರಿಸಲಿಕ್ಕಾಗಿ 'ದೇವಸಹಭಾಗಿತ್ವ' ಮಾಡತೊಡಗುತ್ತಾರೆ. ಸರಿ, ಸುಖ ಪಟ್ಟುಕೊಳ್ಳಿರಿ. ಸದ್ಯದಲ್ಲೇ ನಿಮಗೆ ತಿಳಿದೀತು.

35. ಇವರು ಮಾಡುತ್ತಿರುವ 'ದೇವಸಹಭಾಗಿತ್ವ' ಸತ್ಯವೆಂಬ ಬಗ್ಗೆ ಸಾಕ್ಷ್ಯ ನೀಡುವಂತಹ ಯಾವುದಾದರೂ ಪುರಾವೆಯನ್ನು ನಾವು ಇವರ ಮೇಲೆ ಅವತೀರ್ಣಗೊಳಿಸಿದ್ದುಂಟೇ?

36. ನಾವು ಜನರಿಗೆ ಕೃಪೆಯ ಸವಿಯುಣಿಸಿದಾಗ ಅವರು ಅದರಿಂದ ಹಿಗ್ಗಿ ಬಿಡುತ್ತಾರೆ ಮತ್ತು ಅವರ ಸ್ವಯಂಕೃತ ದುಷ್ಟತ್ಯಗಳಿಂದಾಗಿ ಅವರ ಮೇಲೇನಾದರೂ ಕಷ್ಟ ಬಂದಾಗ ಕೂಡಲೇ ಅವರು ನಿರಾಶರಾಗುತ್ತಾರೆ.

37. ಅಲ್ಲಾಹನೇ ತಾನಿಚ್ಛಿಸಿದವರಿಗೆ ಜೀವನಾಧಾರ ವಿಸ್ತೃತಗೊಳಿಸುತ್ತಾನೆ ಮತ್ತು (ತಾನಿಚ್ಛಿಸಿದವರಿಗೆ) ಸಂಕುಚಿತಗೊಳಿಸುತ್ತಾನೆಂಬುದನ್ನು ಇವರು ನೋಡುತ್ತಿಲ್ಲವೇ? ಇದರಲ್ಲಿ ಸತ್ಯವಿಶ್ವಾಸಿಗಳಿಗೆ ಅನೇಕ ದೃಷ್ಟಾಂತಗಳಿವೆ.

38. ಆದುದರಿಂದ (ಸತ್ಯವಿಶ್ವಾಸಿಗಳೇ) ಸಂಬಂಧಿಕನಿಗೆ ಅವನ ಹಕ್ಕನ್ನು ಕೊಡು ಮತ್ತು ದರಿದ್ರನಿಗೂ ಪ್ರಯಾಣಿಕನಿಗೂ (ಅವನವನ ಹಕ್ಕನ್ನು ಕೊಡು) ಅಲ್ಲಾಹನ ಸಂಪ್ರೀತಿಯನ್ನು ಬಯಸುವವರಿಗೆ ಈ ಕ್ರಮ ಉತ್ತಮವಾಗಿದೆ ಮತ್ತು ಅವರೇ ಯಶಸ್ವಿಗಳಾಗುವವರು.

39. ಜನರ ಸೊತ್ತಿನಲ್ಲಿ ಸೇರಿ ವೃದ್ಧಿಯಾಗಬೇಕೆಂದು ನೀವು ಕೊಡುವ ಬಡ್ಡಿಯು ಅಲ್ಲಾಹನ ಬಳಿ ವೃದ್ಧಿಸುವುದಿಲ್ಲ.⁹ ನೀವು ಅಲ್ಲಾಹನ

شَيْعًا كُلُّ حِزْبٍ بِمَا لَدَيْهِمْ فَرِحُونَ ﴿٣٣﴾

وَإِذَا مَسَّ النَّاسَ ضُرٌّ دَعَوْا رَبَّهُمْ مُنِيبِينَ إِلَيْهِ ثُمَّ إِذَا آذَانَهُمْ مِنْهُ رَحْمَةً إِذَا فَرِيقٌ مِنْهُمْ بِرَبِّهِمْ يُشْرِكُونَ ﴿٣٤﴾
لِيَكْفُرُوا بِمَا آتَيْنَاهُمْ فَتَسْتَعْتَبُوهُمْ

فَسَوْنٌ تَعْلَمُونَ ﴿٣٥﴾
أَمْ أَنْزَلْنَا عَلَيْهِمْ سُلْطَانًا فَهُوَ يَتَكَلَّمُ بِمَا كَانُوا بِهِ يُشْرِكُونَ ﴿٣٦﴾

وَإِذَا آذَقْنَا النَّاسَ رَحْمَةً فَرِحُوا بِهَا وَإِنْ تُصِيبُهُمْ سَيِّئَةٌ بِمَا قَدَّمَتْ أَيْدِيَهُمْ إِذَا هُمْ يَقْنَطُونَ ﴿٣٧﴾

أَوْ لَمْ يَرَوْا أَنَّ اللَّهَ يَبْسُطُ الرِّزْقَ لِمَنْ يَشَاءُ وَيَقْدِرُ إِنَّ فِي ذَلِكَ لَآيَاتٍ لِّقَوْمٍ يُؤْمِنُونَ ﴿٣٨﴾

فَأْتِ ذَا الْقُرْبَىٰ حَقَّهُ وَالْيَتَامَىٰ وَالسُّكَّانَ وَابْنَ السَّبِيلِ ذَٰلِكَ خَيْرٌ لِّلَّذِينَ يُرِيدُونَ وَجْهَ اللَّهِ وَأُولَٰئِكَ هُمُ الْمُفْلِحُونَ ﴿٣٩﴾

وَمَا آتَيْتُم مِّن رَّبِّ لَآيَةٍ بُّرُءًا فِي أَمْوَالِ النَّاسِ فَلَا يَرُبُّوا عِنْدَ اللَّهِ وَمَا

9. ಇಲ್ಲಿ ಕುಟುಂಬಸ್ಥರಿಗೆ ಹಾಗೂ ದರಿದ್ರರು ಮತ್ತು ಯಾತ್ರಿಕರಿಗೆ ದಾನ ನೀಡಿರಿ ಎಂದು ಹೇಳಲಾಗಿಲ್ಲ. ಇದು ನೀನು ಕೊಡಲೇಬೇಕಾದ ಹಕ್ಕು ಎಂದು ಹೇಳಲಾಗಿದೆ. ಆದ್ದರಿಂದ ಅದನ್ನು ಅವರ ಹಕ್ಕೆಂದೇ ಬಗೆದು ಪಾವತಿಸಬೇಕಾಗಿದೆ.

10. ಇದು ಬಡ್ಡಿಯನ್ನು ಖಂಡಿಸಿ ಅವತೀರ್ಣಗೊಂಡ ಪವಿತ್ರ ಕುರ್ಆನಿನ ಮೊದಲನೆಯ ಸೂಕ್ತವಾಗಿದೆ. ನಂತರದ ಆದೇಶಗಳಿಗಾಗಿ

ಸಂಪ್ರೀತಿ ಬಯಸಿ ಕೊಡುವ ಝಕಾತ್- ಇದನ್ನು ನೀಡುವವರೇ ವಾಸ್ತವದಲ್ಲಿ ತಮ್ಮ ಸಂಪತ್ತನ್ನು ವೃದ್ಧಿಸಿಕೊಳ್ಳುತ್ತಾರೆ.

40. ಅಲ್ಲಾಹನೇ ನಿಮ್ಮನ್ನು ಸೃಷ್ಟಿಸಿದವನು, ತರುವಾಯ ನಿಮಗೆ ಜೀವನಾಧಾರ ನೀಡಿದವನು, ಅನಂತರ ಅವನು ನಿಮಗೆ ಮರಣ ಕೊಡುತ್ತಾನೆ ಮತ್ತು ಅವನು ನಿಮ್ಮನ್ನು ಜೀವಂತಗೊಳಿಸುವನು. ನೀವು ಮಾಡಿಕೊಂಡಿರುವ ಭಾಗೀದಾರರಲ್ಲಿ ಯಾರಾದರೂ ಈ ಕಾರ್ಯಗಳ ಪೈಕಿ ಯಾವುದನ್ನಾದರೂ ಮಾಡುವವರಿದ್ದಾರೆಯೇ? ಇವರು ಮಾಡುತ್ತಿರುವ 'ದೇವ ಸಹಭಾಗಿತ್ವ'ದಿಂದ ಅವನು ಪರಮ ಪಾವನನೂ ಅತ್ಯುನ್ನತನೂ ಆಗಿರುತ್ತಾನೆ.

41. ಜನರ ಸ್ವಂತ ಕೈಗಳ ದುಡಿಮೆಯಿಂದ ನೆಲ-ಜಲಗಳಲ್ಲಿ ಕ್ಷೋಭೆ ಯುಂಟಾಗಿ ಬಿಟ್ಟಿದೆ.¹¹ ಇದು ಜನರಿಗೆ ಅವರ ಕೆಲವು ಕರ್ಮಗಳ ಸವಿಯನ್ನುಣಿಸಲಿಕ್ಕಾಗಿಯೂ ಅವರು ಮರಳಲೂ ಬಹುದೆಂಬ ನಿರೀಕ್ಷೆಯಿಂದಲೂ (ಆಗಿದೆ).

42. ಸಂದೇಶವಾಹಕರೇ, ಭೂಮಿಯಲ್ಲಿ ಸಂಚರಿಸಿ, ಹಿಂದೆ ಗತಿಸಿ ಹೋದವರ ಅಂತಿಮ ಪರಿಣಾಮವೇನಾಗಿದೆ ಎಂಬುದನ್ನು ನೋಡಿರಿ ಎಂದು ಅವರೊಡನೆ ಹೇಳಿರಿ. ಅವರಲ್ಲಿ ಹೆಚ್ಚಿನವರು ಬಹುದೇವಾ ರಾಧಕರಾಗಿದ್ದರು.

43. ಆದುದರಿಂದ ನಿವಾರಣೆಯಾಗುವ ಯಾವ ಸಾಧ್ಯತೆಯೂ ಅಲ್ಲಾಹನ ಕಡೆಯಿಂದ ಇಲ್ಲದಿರುವಂತಹ ಆ ದಿನವು ಬರುವುದಕ್ಕೆ ಮುಂಚಿತವಾಗಿ ನಿಮ್ಮ ಮುಖವನ್ನು ಈ ಸತ್ಯಧರ್ಮದ ಕಡೆಗೆ ಸ್ಥಿರವಾಗಿರಿಸಿಕೊಳ್ಳಿರಿ. ಅಂದು ಜನರು ಸಿಡಿದು ಪರಸ್ಪರ ಬೇರ್ಪಡುವರು.

44. ಯಾರು ಸತ್ಯವನ್ನು ನಿಷೇಧಿಸುವನೋ ಅವನ ನಿಷೇಧದ ಅಪರಾಧ ಅವನ ಮೇಲೆಯೇ ಇದೆ. ಸತ್ಯಧರ್ಮವೆಸಗಿದವರು ತಮಗಾಗಿಯೇ (ಯಶಸ್ಸಿನ ಮಾರ್ಗವನ್ನು) ಸುಗಮಗೊಳಿಸುತ್ತಿದ್ದಾರೆ.

45. (ಇದು) ಸತ್ಯವಿಶ್ವಾಸ ಸ್ವೀಕಾರ ಮಾಡಿದವರಿಗೂ ಸತ್ಯಧರ್ಮವೆಸಗಿದವರಿಗೂ ಅಲ್ಲಾಹನು ತನ್ನ ಅನುಗ್ರಹದಿಂದ ಸತ್ಯಲ ನೀಡುವಂತಾಗಲು. ನಿಶ್ಚಯವಾಗಿಯೂ ಅವನು ಸತ್ಯನಿಷೇಧಿಗಳನ್ನು ಮೆಚ್ಚುವುದಿಲ್ಲ.

اتَيْتُمْ مِّنْ زَكَاةٍ تُرِيدُونَ وَجْهَ
اللَّهِ فَأُولَٰئِكَ هُمُ الْمُضَعِفُونَ ﴿٣٩﴾

اللَّهُ الَّذِي خَلَقَكُمْ ثُمَّ رَزَقَكُمْ ثُمَّ يُعِيْبِكُمْ ۗ هَلْ مِنْكُمْ شُرَكَاءُ يَمْنُونَ مِّنْ دُونِهِ ۗ
مِنْ شَيْءٍ سُبْحٰنَهُ وَتَعٰلٰى عَمَّا يُشْرِكُوْنَ ﴿٤٠﴾

ظَهَرَ الْفَسَادُ فِي الْبَرِّ وَالْبَحْرِ بِمَا
كَسَبَتْ اَيْدِي النَّاسِ لِيُذِيقَهُمْ
بَعْضَ الَّذِي عَمِلُوا لَعَلَّهُمْ يَرْجِعُونَ ﴿٤١﴾

ثَلٰ سِيْرُوْا فِى الْاَرْضِ فَانظُرُوْا كَيْفَ
كَانَ عٰقِبَةُ الَّذِيْنَ مِنْ قَبْلُ ۗ
كَانَ اَكْثَرُهُمْ مُّشْرِكِيْنَ ﴿٤٢﴾

فَاتَمُّ وَجْهَكَ لِلدِّيْنِ الْقَيِّمِ ۗ مِنْ
قَبْلِ اَنْ يَّآتِيَّ يَوْمٌ لَا مَرَدَّ لَهُ
مِنَ اللّٰهِ يَوْمَئِذٍ يَصَّدَّعُونَ ﴿٤٣﴾

مَنْ كَفَرَ فَعَلَيْهِ كُفْرُهُ ۗ وَمَنْ عَمِلَ
صٰلِحًا فَلَا نَفْسٍ لَهُمْ يَمْهَدُوْنَ ﴿٤٤﴾

لِيَجْزِيَ الَّذِيْنَ اٰمَنُوْا وَعَمِلُوا الصّٰلِحٰتِ
مِنْ فَضْلِهِ ۗ اِنَّهٗ لَا يُحِبُّ الْكٰفِرِيْنَ ﴿٤٥﴾

ಅಲಿ ಇಮ್ರಾನ್ ಅಧ್ಯಾಯದ 130 ಹಾಗೂ ಅಲ್ ಬಕರಃದ 275ರಿಂದ 281ರ ವರೆಗಿನ ಸೂಕ್ತಗಳನ್ನು ನೋಡಿರಿ.

11. ಇದು ಆ ಕಾಲದಲ್ಲಿ ಜಗತ್ತಿನ ಮಹಾ ಶಕ್ತಿಗಳಾಗಿದ್ದ ರೋಮ್ ಮತ್ತು ಇರಾನಿನ ನಡುವೆ ನಡೆದ ಯುದ್ಧದ ಕಡೆಗಿರುವ ಸೂಚನೆ.

46. ಸುವಾರ್ತೆ ನೀಡಲು, ನಿಮಗೆ ತನ್ನ ಕೃಪೆಯನ್ನು ಒದಗಿಸಲು, ನಾವೆಗಳು ಅವನ ಆಜ್ಞೆಯಿಂದ ಚಲಿಸುತ್ತಿರಲು, ನೀವು ಅವನ ಅನುಗ್ರಹವನ್ನು ಅರಸಲು ಮತ್ತು ಅವನಿಗೆ ಕೃತಜ್ಞರಾಗಿರಲು ಅವನು ಮಾರುತಗಳನ್ನು ಕಳುಹಿಸುವುದು ಅವನ ನಿದರ್ಶನಗಳಲ್ಲಾಗಿದೆ.

وَمِن آيَاتِهِ أَنْ يُرْسِلَ الرِّيحَ مُبَشِّرَاتٍ لِيُذِيقَكُمْ مِنْ رَحْمَتِهِ وَلِتَجْرِيَ الْفُلُكُ بِأَمْرِهِ وَلِتَبْتَغُوا مِنْ فَضْلِهِ وَعَلَّكُمْ تَشْكُرُونَ ﴿٤٦﴾

47. ನಾವು ನಿಮಗಿಂತ ಮುಂಚೆ ಸಂದೇಶವಾಹಕರನ್ನು ಅವರ ಜನಾಂಗದ ಕಡೆಗೆ ರವಾನಿಸಿದವು ಮತ್ತು ಅವರು ಅವರ ಮುಂದೆ ಸುವ್ಯಕ್ತ ನಿದರ್ಶನಗಳನ್ನು ತಂದರು. ತರುವಾಯ ಅಪರಾಧವೆಸಗಿದವರ ವಿರುದ್ಧ ನಾವು ಪ್ರತೀಕಾರ ತೀರಿಸಿದವು. ಸತ್ಯವಿಶ್ವಾಸಿಗಳಿಗೆ ಸಹಾಯ ಮಾಡುವುದು ನಮ್ಮ ಹೊಣೆಯಾಗಿತ್ತು.

وَلَقَدْ أَرْسَلْنَا مِنْ قَبْلِكَ رُسُلًا إِلَى قَوْمِهِمْ فَجَاءَهُمْ بِالْبَيِّنَاتِ فَأَنكَرْنَا مِنَ الَّذِينَ أَجْرَمُوا وَكَانَ حَقًّا عَلَيْنَا نَصْرُ الْمُؤْمِنِينَ ﴿٤٧﴾

48. ಮಾರುತಗಳನ್ನು ಕಳುಹಿಸುವವನು ಅಲ್ಲಾಹನೇ ಆಗಿರುತ್ತಾನೆ. ಅವು ಮೋಡಗಳನ್ನು ಎತ್ತುತ್ತವೆ. ಅನಂತರ ಅವನು ತಾನಿಚ್ಛಿಸುವಂತೆ ಮೋಡಗಳನ್ನು ಆಕಾಶದಲ್ಲಿ ಹರಡುತ್ತಾನೆ. ಅವುಗಳನ್ನು ವಿಭಾಗಗಳಾಗಿ ಹಂಚುತ್ತಾನೆ. ಆ ಬಳಿಕ ಮಳೆ ಹನಿಗಳು ಮೋಡದಿಂದ ತೊಟ್ಟಿಕ್ಕುತ್ತ ಸಾಗುವುದನ್ನು ತಾವು ನೋಡುತ್ತೀರಿ. ಈ ಮಳೆಯನ್ನು ಅವನು ತನ್ನ ದಾಸರಲ್ಲಿ ತನಗಿಷ್ಟ ಬಂದವರ ಮೇಲೆ ಸುರಿಸಿದಾಗ ಅವರು ಒಮ್ಮೆಲೇ ಆನಂದ ತುಂದಿಲರಾಗುತ್ತಾರೆ.

اللَّهُ الَّذِي يُرْسِلُ الرِّيحَ فَتُثِيرُ سَحَابًا فَيَبْسُطُهَا فِي السَّمَاءِ كَيْفَ يَشَاءُ وَيَجْعَلُهُ كِسْفًا فَتَرَى الْوَدْقَ يَخْرُجُ مِنْ خِلَالِهِ فَإِذَا أَصَابَ بِهِ مَنْ يَشَاءُ مِنْ عِبَادِهِ إِذَا هُمْ يَسْتَبْشِرُونَ ﴿٤٨﴾

49. ವಸ್ತುತಃ ಅದರ ಅವತರಣಕ್ಕಿಂತ ಮುಂಚೆ ಅವರು ನಿರಾಶರಾಗತೊಡಗಿದ್ದರು.

وَإِنْ كَانُوا مِنْ قَبْلِ أَنْ يُنْزَلَ عَلَيْهِمْ مِنْ قَبْلِهِ لَمُبْلِسِينَ ﴿٤٩﴾

50. ಅಲ್ಲಾಹನ ಕೃಪೆಯ ಪರಿಣಾಮವನ್ನು ನೋಡಿರಿ. ಸತ್ತು ಬಿದ್ದಿದ್ದ ನೆಲವನ್ನು ಅವನು ಹೇಗೆ ಜೀವಂತಗೊಳಿಸಿ ಎಬ್ಬಿಸುತ್ತಾನೆ. ನಿಶ್ಚಯವಾಗಿಯೂ ಅವನು ಮೃತರನ್ನು ಜೀವಂತ ಗೊಳಿಸುವವನು ಮತ್ತು ಸಕಲ ವಿಷಯಗಳ ಸಾಮರ್ಥ್ಯವುಳ್ಳವನು.

فَانظُرْ إِلَىٰ آسْرِ رَحْمَتِ اللَّهِ كَيْفَ يُحْيِي الْأَرْضَ بَعْدَ مَوْتِهَا إِنَّ ذَٰلِكَ لَمُعْجِزٌ لِمَنْ يَشَاءُ وَهُوَ عَلَىٰ كُلِّ شَيْءٍ قَدِيرٌ ﴿٥٠﴾

51. ಅವರು ತಮ್ಮ ಹೊಲಗಳನ್ನು ಹಳದಿಯಾಗಿ ಕಾಣುವಂತಹ ಒಂದು ಗಾಳಿಯನ್ನು ನಾವು ಕಳುಹಿಸಿಬಿಟ್ಟರೆ ಆಗ ಅವರು ಸತ್ಯನಿಷೇಧಿಗಳಾಗಿ ಬಿಡುತ್ತಾರೆ.¹²

وَلَيْنِ أَرْسَلْنَا رِيحًا فَرَأَوْهُ مُصْفَرًّا لَظَلُّوا مِنْ بَعْدِهِ يَكْفُرُونَ ﴿٥١﴾

12. ಅರ್ಥಾತ್- ಆಗ ಅವರು ದೇವನನ್ನು ಹಳಿಯ ತೊಡಗುತ್ತಾರೆ. ಅವನು ನಮ್ಮ ಮೇಲೆ ಎಂತಹ ಕಷ್ಟ ಕಾರ್ಪಣ್ಯಗಳನ್ನು ಹೇರಿದ್ದಾನೆ ಎಂದು ಪ್ರಲಾಪಿಸತೊಡಗುತ್ತಾರೆ. ವಾಸ್ತವದಲ್ಲಿ ದೇವನು ಅವರ ಮೇಲೆ ಅನುಗ್ರಹದ ಮಳೆಗರೆದಿದ್ದಾಗ ಅವರು ಕೃತಜ್ಞರಾಗುವ ಬದಲು ಅವನಿಗೆ ಕೃತಘ್ನತೆ ತೋರಿದ್ದರು.

52. (ಪ್ರೆಗಂಬರರೇ) ನೀವು ಮೃತರಿಗೆ ಕೇಳಿಸಲಾರಿರಿ,¹³ ಬೆನ್ನು ತಿರುಗಿಸಿ ನಡೆಯುತ್ತಿರುವ ಕಿವುಡರಿಗೂ ನೀವು ಕೇಳಿಸಲಾರಿರಿ.

فَأِنَّكَ لَا تَسْمِعُ الْمَوْتَىٰ وَلَا تَسْمِعُ
الصُّمَّ الدُّعَاءَ إِذَا وَلَّوْا مُدْبِرِينَ ﴿٥٢﴾

53. ಮತ್ತು ನೀವು ಕುರುಡರನ್ನು ಅವರ ಪಥಭ್ರಷ್ಟತೆಯಿಂದ ಮುಕ್ತಗೊಳಿಸಿ ಅವರಿಗೆ ಸನ್ಮಾರ್ಗದರ್ಶನ ಮಾಡಲಾರಿರಿ. ನೀವು ನಮ್ಮ ಸೂಕ್ತಗಳ ಮೇಲೆ ವಿಶ್ವಾಸವಿರಿಸುವ ಹಾಗೂ ವಿಧೇಯರಾಗುವವರಿಗೆ ಮಾತ್ರ ಕೇಳಿಸಬಲ್ಲೀರಿ.

وَمَا أَنْتَ بِهَادٍ الْعُمَىٰ عَنْ ضَلَالَتِهِمْ
إِنَّ تَسْمِعُ إِلَّا مَنْ يُؤْمِنُ بِآيَاتِنَا
فَهُمْ مُّسْلِمُونَ ﴿٥٣﴾

54. ದುರ್ಬಲಾವಸ್ಥೆಯಿಂದ ನಿಮ್ಮ ಜನನದ ಆರಂಭವನ್ನು ಮಾಡಿದವನು ಅಲ್ಲಾಹನೇ ತಾನೆ. ಈ ದುರ್ಬಲಾವಸ್ಥೆಯ ತರುವಾಯ ಅವನು ನಿಮಗೆ ಶಕ್ತಿ ಪ್ರದಾನ ಮಾಡಿದನು. ಈ ಶಕ್ತಿಯ ನಂತರ ನಿಮ್ಮನ್ನು ಅಶಕ್ತ ಹಾಗೂ ವೃದ್ಧರನ್ನಾಗಿ ಮಾಡಿದನು. ಅವನು ತಾನಿಚ್ಛಿಸಿದುದನ್ನು ಸೃಷ್ಟಿಸುತ್ತಾನೆ ಮತ್ತು ಅವನು ಸರ್ವಜ್ಞನೂ ಸರ್ವ ಸಮರ್ಥನೂ ಆಗಿರುತ್ತಾನೆ.

اللَّهُ الَّذِي خَلَقَكُمْ مِنْ ضِعْفٍ ثُمَّ
جَعَلَ مِنْ بَعْدِ ضِعْفٍ قُوَّةً ثُمَّ
جَعَلَ مِنْ بَعْدِ قُوَّةٍ ضِعْفًا وَشَيْبَةً
يَخْلُقُ مَا يَشَاءُ وَهُوَ الْعَلِيمُ الْقَدِيرُ ﴿٥٤﴾

55. ಆ ಘಳಿಗೆ ಬಂದಾಗ¹⁴ ಅಪರಾಧಿಗಳು ನಾವು ಒಂದು ಘಳಿಗೆಗಿಂತ ಹೆಚ್ಚು ಕಾಲ ತಂಗಿರಲಿಲ್ಲವೆಂದು ಆಣೆ ಹಾಕುತ್ತ ಹೇಳುವರು. ಅವರು ಲೌಕಿಕ ಜೀವನದಲ್ಲಿ ಹೀಗೆಯೇ ಮೋಸ ಹೋಗುತ್ತಿದ್ದರು.

وَيَوْمَ تَقُومُ السَّاعَةُ يُنْفِخُ الْمُرْجُونَ
مَا كَانُوا غَيْرَ سَاعَةٍ كَذَلِكَ كَانُوا
يُؤْفَكُونَ ﴿٥٥﴾

56. ಆದರೆ ಜ್ಞಾನ ಹಾಗೂ ಸತ್ಯವಿಶ್ವಾಸವನ್ನು ಹೊಂದಿದವರು, "ದೇವ ದಾಖಲೆಯ ಪ್ರಕಾರ ನೀವು ಪುನರುತ್ಥಾನ ದಿನದ ವರೆಗೂ ಬಿದ್ದುಕೊಂಡಿದ್ದೀರಿ. ಇದು ಅದೇ ಪುನರುತ್ಥಾನ ದಿನ. ಆದರೆ ನೀವು ತಿಳಿದಿರಲಿಲ್ಲ" ಎಂದು ಹೇಳುವರು.

وَقَالَ الَّذِينَ أُوتُوا الْعِلْمَ وَالْإِيمَانَ
لَقَدْ لَبِثْنَا فِي كِتَابِ اللَّهِ إِلَىٰ يَوْمِ
الْبَعْثِ فَهَذَا يَوْمُ الْبَعْثِ وَلَكِنَّكُمْ
كُنْتُمْ لَا تَعْلَمُونَ ﴿٥٦﴾

57. ಅಂತೂ ಅದು ಅಕ್ರಮಿಗಳಿಗೆ ಅವರ ನೆಪವೇನೂ ಫಲ ಕೊಡದ ದಿನವಾಗಿರುವುದು ಮತ್ತು ಅವರೊಡನೆ ಕ್ಷಮಾಯಾಚನೆ ಮಾಡಲಿಕ್ಕೂ ಹೇಳಲಾಗದು.¹⁵

فَيَوْمَئِذٍ لَا يَنْفَعُ الَّذِينَ ظَلَمُوا
مَعذرتُهُمْ وَلَا هُمْ يُسْتَعْتَبُونَ ﴿٥٧﴾

13. ಅರ್ಥಾತ್- ಆತ್ಮಸಾಕ್ಷಿ ಮತ್ತು ಸತ್ತುಹೋದವರಿಗೆ.

14. ಅರ್ಥಾತ್- ನಿರ್ಣಾಯಕ ದಿನ. ಅದು ಬರಲಿದೆ ಎಂದು ಈ ಮೂಲಕ ತಿಳಿಯಪಡಿಸಲಾಗುತ್ತಿದೆ.

15. ಇನ್ನೊಂದು ಭಾಷಾಂತರ ಹೀಗಾಗಬಹುದು, "ತಮ್ಮ ಪ್ರಭುವನ್ನು ಸಂತುಷ್ಟಗೊಳಿಸಬೇಕೆಂದು ಅವರಿಂದ ಬಯಸಲಾಗುವುದಿಲ್ಲ."

58. ನಾವು ಈ ಕುರ್ಆನಿನಲ್ಲಿ ಜನರಿಗೆ ನಾನಾ ವಿಧವಾಗಿ ಬೋಧಿಸಿ ದ್ದೇವೆ. ನೀವು ಎಂತಹ ನಿದರ್ಶನಗಳನ್ನೇ ತಂದರೂ ಸತ್ಯ ನಿಷೇಧಿಗಳು ನೀವು ಮಿಥ್ಯದಲ್ಲಿ ಇರುವರೆಂದೇ ಹೇಳುವರು.

وَلَقَدْ صَرَبْنَا لِلنَّاسِ فِي هَذَا الْقُرْآنِ
مِنْ كُلِّ مَثَلٍ وَلَكِنْ جِئْتَهُمْ بِآيَةٍ
لَيَقُولَنَّ الَّذِينَ كَفَرُوا إِنْ أَنْتُمْ
إِلَّا مُبْطِلُونَ ﴿٥٨﴾

59. ಹೀಗೆ ಅಲ್ಲಾಹನು ಅಜ್ಞಾನಿಗಳ ಹೃದಯಗಳಿಗೆ ಮುದ್ರೆಯೊತ್ತಿ ಬಿಡುತ್ತಾನೆ.

كَذَلِكَ يَطْبَعُ اللَّهُ عَلَى قُلُوبِ الَّذِينَ
لَا يَعْلَمُونَ ﴿٥٩﴾

60. ಆದುದರಿಂದ (ಪೈಗಂಬರರೇ) ತಾಳ್ಮೆ ವಹಿಸಿರಿ. ಖಂಡಿತವಾಗಿಯೂ ಅಲ್ಲಾಹನ ವಾಗ್ದಾನ ಸತ್ಯವಾದುದು. ನಂಬಿಕೆ ಇರಿಸದ ಜನರು ಎಷ್ಟು ಮಾತ್ರಕ್ಕೂ ನಿಮ್ಮನ್ನು ಲಘುವಾಗಿ ಕಾಣದಿರಲಿ.¹⁶

فَأَصْبِرْ إِنَّ وَعْدَ اللَّهِ حَقٌّ وَلَا يَسْتَخِفُّكَ
الَّذِينَ لَا يُؤْتُونَ ﴿٦٠﴾

16. ಅರ್ಥಾತ್- ಶತ್ರುಗಳ ದೃಷ್ಟಿಯಲ್ಲಿ ನೀವು ದುರ್ಬಲವಾಗಿ ಉಳಿಯಲಾರಿರಿ. ಅವರ ಸದ್ವಾದ್ಯಲದಿಂದಲೇ ನಿಮ್ಮ ಸದ್ವಾದ್ಯ ಹೋಗುತ್ತದೆ, ಅವರ ಸತತ ಆರೋಪಗಳಿಂದ ನೀವು ಅಂಜಿ ಸುಮ್ಮನಾಗುತ್ತೀರಿ, ಅವರ ಬೆದರಿಕೆ ಮತ್ತು ಅಪಹಾಸ್ಯಗಳಿಂದ ನಿಮ್ಮ ಶಕ್ತಿ ಉಡುಗಿ ಹೋಗುತ್ತದೆ, ಅವರ ಎಚ್ಚರಿಕೆ, ಶಕ್ತಿಪ್ರದರ್ಶನ ಮತ್ತು ಅಕ್ರಮ-ಅನ್ಯಾಯಗಳಿಂದ ನೀವು ಭಯಗ್ರಸ್ತರಾಗುವಿರಿ ಅಥವಾ ಅವರ ಆಸೆ ಆಮಿಷಗಳ ಪ್ರವಾಹದಲ್ಲಿ ನೀವು ಕೊಚ್ಚಿ ಹೋಗುತ್ತೀರಿ ಎಂದು ಶತ್ರುಗಳು ನಿಮ್ಮ ಬಗ್ಗೆ ಭಾವಿಸಲಾರರು.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಅಲಿಫ್ ಲಾಮಿಮ್.
2. ಇವು ಯುಕ್ತಿಪೂರ್ಣ ಗ್ರಂಥದ ಸೂಕ್ತಗಳು.¹
3. ಸದ್ಭಕ್ತರಿಗೆ ಮಾರ್ಗದರ್ಶನವೂ ಅನುಗ್ರಹವೂ ಆಗಿವೆ.
4. ಇವರು ನಮಾಝನ್ನು ಸಂಸ್ಥಾಪಿಸುವವರು ಝಕಾತ್ ಕೊಡುವವರು ಮತ್ತು ಪರಲೋಕದ ಮೇಲೆ ವಿಶ್ವಾಸವಿರಿಸುವವರಾಗಿದ್ದಾರೆ.
5. ಇವರೇ ತಮ್ಮ ಪ್ರಭುವಿನ ಕಡೆಯಿಂದ ಸನ್ಮಾರ್ಗದಲ್ಲಿದ್ದಾರೆ ಮತ್ತು ಇವರೇ ಯಶಸ್ಸು ಗಳಿಸುವವರಾಗಿದ್ದಾರೆ.
6. ಜನರಲ್ಲಿ ಒಬ್ಬನು, ಜನರನ್ನು ಅಲ್ಲಾಹನ ಮಾರ್ಗದಿಂದ ಜ್ಞಾನ ರಹಿತವಾಗಿ ದಾರಿಗಡಿಸಲಿಕ್ಕಾಗಿ ಮತ್ತು ಈ ಮಾರ್ಗದ ಕಡೆಗಿರುವ ಕರೆಯನ್ನು ತಮಾಷೆಯಲ್ಲಿ ಹಾರಿಸಿಬಿಡಲಿಕ್ಕಾಗಿ ಮನಮೋಹಕ ವಾಣಿಯನ್ನು² ಖರೀದಿಸಿ ತರುತ್ತಾನೆ. ಇಂತಹವರಿಗೆ ಬಹಳ ಅಪಮಾನಕರ ಯಾತನೆ ಇದೆ.

الْم

تِلْكَ آيَاتُ الْكِتَابِ الْحَكِيمِ

هُدًى وَرَحْمَةً لِلْحَسَنِينَ

الَّذِينَ يَقِيمُونَ الصَّلَاةَ وَيُؤْتُونَ

الزَّكَاةَ وَهُمْ بِالْآخِرَةِ هُمْ يُوقِنُونَ

أُولَئِكَ عَلَى هُدًى مِنْ رَبِّهِمْ وَأُولَئِكَ

هُمْ الْمُقْتَدِرُونَ

وَمِنَ النَّاسِ مَنْ يَشْتَرِي لَهْوَ

الْحَدِيثِ لِيُضِلَّ عَنْ سَبِيلِ اللَّهِ بِغَيْرِ

عِلْمٍ وَلَا يَتَّخِذَهَا هُزُوًا أُولَئِكَ

لَهُمْ عَذَابٌ مُهِينٌ

1. ಅರ್ಥಾತ್- ಜಾಣ್ಮೆಯಿಂದ ಸಂಪನ್ನವಾಗಿರುವ ಮತ್ತು ಪ್ರತಿಯೊಂದು ಮಾತಿನಲ್ಲೂ ಯುಕ್ತಿ ಅಡಕವಾಗಿರುವ ಗ್ರಂಥದ ಸೂಕ್ತಗಳು.
2. ಮೂಲದಲ್ಲಿ 'ಲಫ್ಫಲ್ ಹದೀಸ್' ಎಂಬ ಪದ ಪ್ರಯೋಗವಾಗಿದೆ. ಅರ್ಥಾತ್, ಮಾನವನ ಗಮನ ಸೆಳೆದು ಇತರರಲ್ಲಿ ವಸ್ತುಗಳಿಂದ ಅವನನ್ನು ವಿಮುಖಗೊಳಿಸುವಂತಹ ವಿಷಯ. ವರದಿಗಳಿಂದ ವ್ಯಕ್ತವಾಗುವಂತೆ ಕುರೈಶರ ಎಲ್ಲಾ ವಿಧದ ಪ್ರಯತ್ನಗಳ ಹೊರತಾಗಿಯೂ ಪ್ರವಾದಿವರ್ಯರ(ಸ) ಬೋಧನೆಯ ಪರಿಣಾಮ ವ್ಯಾಪಕವಾಗುತ್ತಾ ಹೋಗುವುದಕ್ಕೆ ಯಾವುದೇ ಅಡ್ಡಿಯಿರಲಿಲ್ಲ. ಆಗ ಅವರು ಇರಾನ್‌ನಿಂದ ರುಸ್ತುಮ್ ಮತ್ತು ಅಸ್ಸಂದಿಯಾರ್‌ನ ಕಥೆಗಳನ್ನು ತರಿಸಿ 'ಕಥಾಪ್ರಸಂಗ'ದ ಸರಣಿ ಆರಂಭಿಸಿದರು. ಡೋಲು ಬಾರಿಸುವ ಮತ್ತು ಹಾಡುವ ದಾಸಿಯರ ಏರ್ಪಾಟು ಮಾಡಿದರು. ಜನರು ಅವುಗಳಲ್ಲಿ ತಲ್ಲೀನರಾಗಿ ಪ್ರವಾದಿಯ ಮಾತು ಕೇಳದಿರಲಿ ಎಂಬುದೇ ಅವರ ಉದ್ದೇಶವಾಗಿತ್ತು.

7. ಅವನಿಗೆ ನಮ್ಮ ಸೂಕ್ತಗಳನ್ನು ಓದಿ ಕೇಳಿಸಲಾದಾಗ ಅವನು ಅವುಗಳನ್ನು ತಾನು ಕೇಳಲೇ ಇಲ್ಲವೋ ಎಂಬಂತೆ, ಅವನ ಕಿವಿಗಳು ಕಿವುಡೋ ಎಂಬಂತೆ ದುರಹಂಕಾರದಿಂದ ಮುಖ ತಿರುಗಿಸಿ ಬಿಡುತ್ತಾನೆ. ಅವನಿಗೆ ಒಂದು ವೇದನಾಯುಕ್ತ ಯಾತನೆಯ ಸುವಾರ್ತೆ ಕೊಟ್ಟು ಬಿಡಿರಿ.

وَإِذَا تُتْلَىٰ عَلَيْهِ آيَاتُنَا وَتُنزِلُ إِلَيْهِ سُلُوكًا مِّنَ السَّمَاءِ لَا يَلْمِزُكَ فِيهَا وَتَشَدِيدِ ۝١٠٠
وَإِذَا تُتْلَىٰ عَلَيْهِ آيَاتُنَا وَتُنزِلُ إِلَيْهِ سُلُوكًا مِّنَ السَّمَاءِ لَا يَلْمِزُكَ فِيهَا وَتَشَدِيدِ ۝١٠٠

8. ಆದರೆ, ಸತ್ಯವಿಶ್ವಾಸ ಸ್ವೀಕರಿಸುವವರಿಗೂ ಸತ್ಯಮವೆಸಗುವವರಿಗೂ ಅನುಗ್ರಹಗಳು ತುಂಬಿದ ಸ್ವರ್ಗೋದ್ಯಾನಗಳಿವೆ.

إِنَّ الَّذِينَ آمَنُوا وَعَمِلُوا الصَّالِحَاتِ لَهُمْ جَنَّاتٌ تَجْرِي مِنْ تَحْتِهَا الْأَنْهَارُ ۝١٠١

9. ಅವುಗಳಲ್ಲಿ ಅವರು ಸದಾ ಕಾಲ ವಾಸಿಸುವರು. ಇದು ಅಲ್ಲಾಹನ ದೃಢವಾದ ವಾಗ್ದಾನವಾಗಿದೆ ಮತ್ತು ಅವನು ಪ್ರಬಲನೂ ಯುಕ್ತಿಪೂರ್ಣನೂ ಆಗಿರುತ್ತಾನೆ.

لَا يَدْخُلُهَا السُّفَهَاءُ وَالَّذِينَ هُمْ عَنْ آلِهَتِهِمْ كَانُوا كَاذِبِينَ ۝١٠٢

10. ಅವನು ನಿಮಗೆ ಕಾಣುವ ಸ್ತಂಭಗಳಿಲ್ಲದೆ ಆಕಾಶಗಳನ್ನು ಸೃಷ್ಟಿಸಿದನು. ಭೂಮಿಯು ನಿಮ್ಮ ಸಹಿತ ಉರುಳಿ ಬಿಡದಂತೆ ಅವನು ಅದರಲ್ಲಿ ಪರ್ವತಗಳನ್ನು ನಾಟಿದನು. ಅವನು ಎಲ್ಲ ತರದ ಪ್ರಾಣಿಗಳನ್ನು ಭೂಮಿಯಲ್ಲಿ ಹಬ್ಬಿಸಿಬಿಟ್ಟನು. ಆಕಾಶದಿಂದ ನೀರನ್ನು ಸುರಿಸಿದನು ಮತ್ತು ಭೂಮಿಯಲ್ಲಿ ತರತರದ ಉತ್ಕಮ ವಸ್ತುಗಳನ್ನು ಮೊಳೆಯಿಸಿದನು.

خَلَقَ السَّمَوَاتِ بِغَيْرِ عَمَدٍ تَرَوْنَهَا وَآلِافِي فِي الْأَرْضِ رَوَاسِيَ أَنْ تَمِيدَ بِكُمْ وَبَثَّ فِيهَا مِنْ كُلِّ دَابَّةٍ ۝١٠٣
وَأَنْزَلْنَا مِنَ السَّمَاءِ مَاءً فَأَنْبَتْنَا فِيهَا مِنْ كُلِّ شَيْءٍ حَيٍّ ۝١٠٤

11. ಇದೆಲ್ಲಾ ಅಲ್ಲಾಹನ ಸೃಷ್ಟಿ. ಈಗ ಅವನ ಹೊರತು ಆ ಇತರರು ಏನನ್ನು ಸೃಷ್ಟಿಸಿದ್ದಾರೆಂಬುದನ್ನು ನನಗೆ ತೋರಿಸಿರಿ. ವಾಸ್ತವದಲ್ಲಿ ಈ ಅಕ್ರಮಿಗಳು ಸುವ್ಯಕ್ತ ಪಥಭ್ರಷ್ಟತೆಗೊಳಗಾಗಿದ್ದಾರೆ.

هَذَا خَلْقُ اللَّهِ فَأَرُونِي مَاذَا خَلَقَ الَّذِينَ مِنْ دُونِهِ ۝١٠٥
فِي ضَلَالٍ مُّبِينٍ ۝١٠٦

12. ಉಕ್ಕಾನರು ಅಲ್ಲಾಹನಿಗೆ ಕೃತಜ್ಞರಾಗಲೆಂದು ನಾವು ಅವರಿಗೆ ಯುಕ್ತಿಯನ್ನು ದಯಪಾಲಿಸಿದೆವು. ಕೃತಜ್ಞನ ಕೃತಜ್ಞತೆಯು ಅವನ ಸ್ವಂತಕ್ಕೇ ಲಾಭದಾಯಕವಾಗಿದೆ ಮತ್ತು ಯಾರಾದರೂ ಧಿಕ್ಕರಿಸಿದರೆ ವಾಸ್ತವದಲ್ಲಿ ಅಲ್ಲಾಹನು ನಿರಪೇಕ್ಷನೂ ಸ್ವಯಂ ಸ್ತುತ್ಯಾರ್ಹನೂ ಆಗಿರುತ್ತಾನೆ.

وَلَقَدْ آتَيْنَا لُقْمَانَ الْحِكْمَةَ أَنْ اشْكُرْ لِلَّهِ ۝١٠٧
وَمَنْ يَشْكُرْ فَإِنَّمَا يَشْكُرُ لِنَفْسِهِ ۝١٠٨
وَمَنْ كَفَرَ فَإِنَّ اللَّهَ غَنِيٌّ حَمِيدٌ ۝١٠٩

13. ಉಕ್ಕಾನರು ತಮ್ಮ ಪುತ್ರನಿಗೆ ಉಪದೇಶವೀಯುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ. ಅವರು, "ಮಗನೇ ಅಲ್ಲಾಹನೊಂದಿಗೆ ಯಾರನ್ನೂ ಸಹಭಾಗಿಯಾಗಿ ಮಾಡಬೇಡ ನಿಜವಾಗಿಯೂ 'ಬಹುದೇವವಿಶ್ವಾಸ' ಮಹಾ ಅಕ್ರಮವಾಗಿದೆ" ಎಂದರು.

وَإِذْ قَالَ لُقْمَانُ لِابْنِهِ وَهُوَ يُعْطِيهِ
يُبْحَثْ لَا تَشْرِكْ بِاللَّهِ إِنَّ الشِّرْكَ
لَظُلْمٌ عَظِيمٌ ۝١١٠

14. ಮಾನವನಿಗೆ ತನ್ನ ಮಾತಾಪಿತರ ಹಕ್ಕನ್ನು ತಿಳಿದುಕೊಳ್ಳಲು ನಾವೇ ತಾಕೀತು ಮಾಡಿರುತ್ತೇವೆ. ಅವನ ತಾಯಿಯು ನಿತ್ರಾಣದ ಮೇಲೆ ನಿತ್ರಾಣವನ್ನು ಸಹಿಸಿ ಅವನನ್ನು ತನ್ನ ಗರ್ಭದಲ್ಲಿರಿಸಿದಳು ಮತ್ತು ಅವನ ಸ್ವನಪಾನ ಬಿಡುವುದರಲ್ಲಿ ಎರಡು ವರ್ಷಗಳು ತಗಲಿದುವು. (ಆದುದರಿಂದಲೇ ನಾವು ಅವನೊಡನೆ) ನನಗೆ ಕೃತಜ್ಞತೆ ಸಲ್ಲಿಸು ಮತ್ತು ನಿನ್ನ ಮಾತಾಪಿತರಿಗೆ ಕೃತಜ್ಞತೆ ಸಲ್ಲಿಸು. ನೀನು ನನ್ನ ಕಡೆಗೇ ಮರಳಬೇಕಾಗಿದೆ (ಎಂದು ಉಪದೇಶಿಸಿದವು).

وَوَصَّيْنَا الْإِنْسَانَ بِوَالِدَيْهِ حَمَلَتْهُ
أُمُّهُ وَهْتًا عَلَى وَهْنٍ وَفِضْلُهُ فِي
عَامَيْنِ أَنْ اشْكُرْ لِي وَلِوَالِدَيْكَ
إِنِّي الْمَصِيرُ ⑭

15. ಆದರೆ, ಅವರು ನಿನಗೆ ತಿಳಿಯದುದನ್ನು³ ನನ್ನೊಂದಿಗೆ ಸಹಭಾಗಿ ಯಾಗಿ ಮಾಡಬೇಕೆಂದು ನಿನ್ನ ಮೇಲೆ ಒತ್ತಡ ಹಾಕಿದರೆ ಅವರ ಮಾತನ್ನು ಎಷ್ಟು ಮಾತ್ರಕ್ಕೂ ಕೇಳಬೇಡ. ಈ ಲೋಕದಲ್ಲಿ ಅವರೊಂದಿಗೆ ಸದ್ವರ್ತನೆ ಮಾಡುತ್ತಿರು. ಆದರೆ, ಯಾರು ನನ್ನ ಕಡೆಗೆ ಒಲಿದಿರುವನೋ ಅವನ ಮಾರ್ಗವನ್ನು ಮಾತ್ರ ಅನುಸರಿಸು. ಮುಂದೆ ನಿಮಗೆಲ್ಲರಿಗೂ ನನ್ನ ಕಡೆಗೇ ಮರಳಲಿಕ್ಕಿದೆ. ಆಗ ನೀವು ಯಾವ ತರದ ಕರ್ಮಗಳನ್ನು ಮಾಡುತ್ತಿದ್ದಿರೆಂದು ನಾನು ನಿಮಗೆ ತೋರಿಸುವೆನು.

وَإِنْ جَاهَدَكَ عَلَى أَنْ تُشْرِكَ بِي مَا
لَيْسَ لَكَ بِهِ عِلْمٌ فَلَا تُطِعْهُمَا وَ
صَاحِبُهُمَا فِي الدُّنْيَا مَعْرُوفًا وَآتِ
سَبِيلَ مَنْ أَنْابَ إِلَيَّ ثُمَّ إِلَيَّ مَرْجِعُكُمْ
فَأُنَبِّئُكُمْ بِمَا كُنْتُمْ تَعْمَلُونَ ⑮

16. (ಉಕ್ತಾನರು ಹೀಗೆಂದಿದ್ದರು) ಮಗನೇ! ಸಾಸಿವೆ ಕಾಳಿನಷ್ಟಿರುವ ಒಂದು ವಸ್ತುವೇ ಇರಲಿ ಅದು ಒಂದು ಬಂಡೆಯಲ್ಲಿ ಅಥವಾ ಆಕಾಶಗಳಲ್ಲಿ ಅಥವಾ ಭೂಮಿಯೊಳಗೆ ಎಲ್ಲಾದರೂ ಅಡಗಿರಲಿ ಅಲ್ಲಾಹನು ಅದನ್ನು ಹೊರ ತರುವನು. ಅವನು ಸೂಕ್ಷ್ಮದರ್ಶಿ ಮತ್ತು ವಿವರಪೂರ್ಣನಾಗಿರುತ್ತಾನೆ.

يُبَيِّنُ لِنَّهَا إِنْ تَكُ مِثْقَالَ حَبَّةٍ مِنْ
خَرْدَلٍ فَتَكُنْ فِي صَحْرَةٍ أَوْ فِي السَّمَوَاتِ
أَوْ فِي الْأَرْضِ يَأْتِ بِهَا اللَّهُ إِنَّ اللَّهَ
لَطِيفٌ خَبِيرٌ ⑯

17. ಮಗನೇ ನಮಾಝನ್ನು ಸಂಸ್ಥಾಪಿಸು, ಒಳಿತಿನ ಆದೇಶ ಕೊಡು, ಕೆಡುಕಿನಿಂದ ತಡೆ ಮತ್ತು ಯಾವ ಕಷ್ಟವೇ ಬರಲಿ ಸಹನೆ ವಹಿಸು. ಇವು ಅತಿ ಹೆಚ್ಚು ತಾಕೀತು ಮಾಡಲ್ಪಟ್ಟ ವಿಷಯಗಳು.⁴

يُبَيِّنُ آتِجِرِ الصَّلَاةَ وَأْمُرْ بِالْمَعْرُوفِ
وَأَنْهَ عَنِ الْمُنْكَرِ وَأَصْبِرْ عَلَى مَا
أَصَابَكَ إِنَّ ذَلِكَ مِنْ عَزْمِ الْأُمُورِ ⑰

18. ಜನರೊಡನೆ ಮುಖ ತಿರುಗಿಸಿ ಮಾತಾಡಬೇಡ. ಭೂಮಿಯ ಮೇಲೆ ದರ್ಪದಿಂದ ನಡೆಯಬೇಡ, ದುರಭಿಮಾನ ಹಾಗೂ ಅಹಂಕಾರ ಪಡುವವನನ್ನು ಅಲ್ಲಾಹನು ಮೆಚ್ಚುವುದಿಲ್ಲ.

وَلَا تَصْعَرَ خَدَّكَ لِلنَّاسِ وَلَا تَمْشِ
فِي الْأَرْضِ مَرَحًا إِنَّ اللَّهَ لَا يُحِبُّ
كُلَّ مُخْتَالٍ فَخُورٍ ⑱

19. ನಿನ್ನ ನಡೆಯಲ್ಲಿ ಇತಿಮಿತಿಯನ್ನಿರಿಸು. ನಿನ್ನ ಸ್ವರವನ್ನು ಸ್ವಲ್ಪ

وَاقْصِدْ فِي مَشْيِكَ وَاغْضُضْ مِنْ

3. ಅರ್ಥಾತ್- ನನ್ನ ಭಾಗೀದಾರರಲ್ಲವೆಂದು ನಿನಗೆ ತಿಳಿದಿರುವ.

4. ಇದರ ಇನ್ನೊಂದು ಅರ್ಥ 'ಇದು ಬಹಳ ಧೈರ್ಯದ ಕೆಲಸವಾಗಿದೆ' ಎಂದೂ ಆಗಬಹುದು.

ತಗ್ಗಿಸು. ಎಲ್ಲ ಸ್ವರಗಳಿಗಿಂತ ಕೆಟ್ಟ ಸ್ವರವು ಕತ್ತೆಯ ಸ್ವರ ವಾಗಿರುತ್ತದೆ.

20. ಅಲ್ಲಾಹನು ಆಕಾಶಗಳಲ್ಲೂ ಭೂಮಿಯಲ್ಲೂ ಇರುವ ಸಕಲ ವಸ್ತುಗಳನ್ನು ನಿಮಗೆ ಅಧೀನಗೊಳಿಸಿರುವುದನ್ನೂ ತನ್ನ ಪ್ರತ್ಯಕ್ಷ ಹಾಗೂ ರಹಸ್ಯ ಅನುಗ್ರಹಗಳನ್ನು ನಿಮಗೆ ಪೂರ್ತಿಗೊಳಿಸಿ ಕೊಟ್ಟಿರುವುದನ್ನೂ ನೀವು ನೋಡುತ್ತಿಲ್ಲವೇ? ಹೀಗಿದ್ದೂ ಮಾನವ ರಲ್ಲಿ ಕೆಲವರು ತಮ್ಮ ಬಳಿ ಯಾವುದೇ ಜ್ಞಾನವಾಗಲಿ, ಸನ್ಮಾರ್ಗ ದರ್ಶನವಾಗಲಿ ಬೆಳಕು ತೋರಿಸುವ ಯಾವುದಾದರೂ ಗ್ರಂಥ ವಾಗಲಿ ಇಲ್ಲದೆ ಅಲ್ಲಾಹನ ವಿಷಯದಲ್ಲಿ ಜಗಳಾಡುತ್ತಾರೆ.

21. ಅಲ್ಲಾಹನು ಅವತೀರ್ಣಗೊಳಿಸಿರುವುದನ್ನು ಅನುಸರಿಸಿರೆಂದು ಅವರೊಡನೆ ಹೇಳಲಾದಾಗ ಅವರು- "ನಾವು ನಮ್ಮ ಪೂರ್ವಜರನ್ನು ಯಾವುದರಲ್ಲಿ ಕಂಡಿದ್ದೇವೋ ಅದನ್ನೇ ಅನುಸರಿಸುವೆವು" ಎನ್ನುತ್ತಾರೆ. ಶೈತಾನನು ಅವರನ್ನು ಧಗಧಗಿಸುವ ಅಗ್ನಿಯ ಕಡೆಗೇ ಕರೆಯುತ್ತಿದ್ದರೂ ಇವರು ಅವರನ್ನೇ ಅನುಸರಿಸುವರೇ?

22. ತನ್ನನ್ನು ಅಲ್ಲಾಹನಿಗೆ ಅರ್ಪಿಸಿಕೊಂಡು ಕಾರ್ಯತಃ ಸತ್ಕರ್ಮಿಯೂ ಆದವನು ವಾಸ್ತವದಲ್ಲಿ ಭರವಸೆಗೆ ಯೋಗ್ಯವಾದ ಒಂದು ಆಧಾರವನ್ನು ಬಿಗಿ ಹಿಡಿದುಕೊಂಡನು. ಸಕಲ ವಿಷಯಗಳ ಅಂತಿಮ ತೀರ್ಮಾನವು ಅಲ್ಲಾಹನ ಕೈಯಲ್ಲೇ ಇದೆ.

23. ಸತ್ಕರ್ಮವನ್ನು ನಿಷೇಧಿಸುವವನ ನಿಷೇಧವು ನಿಮ್ಮನ್ನು ವ್ಯಥೆಗೀಡು ಮಾಡದಿರಲಿ. ಅವರಿಗೆ ಮರಳಿ ಬರಬೇಕಾದುದಂತೂ ನಮ್ಮ ಕಡೆಗೇ ಆಗಿದೆ. ಅನಂತರ ಅವರು ಏನೆಲ್ಲ ಮಾಡಿ ಬಂದಿರುವ ರೆಂದು ನಾವು ಅವರಿಗೆ ತೋರಿಸುವೆವು. ನಿಶ್ಚಯವಾಗಿಯೂ ಅಲ್ಲಾಹನು ಹೃದಯಗಳೊಳಗೆ ಅವಿತಿರುವ ರಹಸ್ಯಗಳನ್ನೂ ತಿಳಿದಿರುತ್ತಾನೆ.

صَوْتِكَ ط إِنَّ أَنْكَرَ الْأَصْوَاتِ
لَصَوْتُ الْحَمِيرِ ١٥

أَلَمْ تَرَوْا أَنَّ اللَّهَ سَخَّرَ لَكُمْ مِمَّا
فِي السَّمٰوٰتِ وَمَا فِي الْأَرْضِ وَأَسْبَغَ
عَلَيْكُمْ نِعْمَهُ ظَاهِرَةً وَبَاطِنَةً ۗ وَمِنَ
النَّاسِ مَنْ يُجَادِلُ فِي اللَّهِ بِغَيْرِ عِلْمٍ
وَلَا هُدًى ۖ وَلَا كِتَابٍ مُّسْتَبِيرٍ ١٥

وَإِذْ أَقْبَلْنَا لَهُمُ الذِّبْقُوۡمَ ۖ مَا أَنْزَلَ اللَّهُ
قَالُوۡا بَلْ نَتَّبِعُ مَا وَجَدْنَا عَلَيْنَا
آبَآءَنَا ۖ أَوْ كُفِّرُوا كَانِ الشَّيْطٰنُ يَدْعُوۡهُمْ
إِلَىٰ عَذَابِ السَّعِيۡرِ ١٦

وَمَنْ يُسْلِمْ وَجْهَهُ إِلَى اللَّهِ وَهُوَ
مُحْسِنٌ فَقَدِ اسْتَمْسَكَ بِالْعُرْوَةِ
الْوُثْقَىٰ ۖ وَإِلَى اللَّهِ عَاقِبَةُ الْأُمُورِ ١٧

وَمَنْ كَفَرَ فَلَا يَحْزُنكَ كُفْرُهُ ۚ إِلَيْنَا
مَرْجِعُهُمْ فَنُنَبِّئُهُم بِمَا عَمِلُوۡا ۗ إِنَّ
اللَّهَ عَلِيمٌ بِذَاتِ الصُّدُورِ ١٨

5. ಯಾವುದಾದರೂ ವಸ್ತುವನ್ನು ಎರಡು ರೀತಿಯಲ್ಲಿ ಒಬ್ಬನ ಅಧೀನಗೊಳಿಸಬಹುದು. ಒಂದನೆಯದಾಗಿ ಅದನ್ನು ಅವನಿಗೊಪ್ಪಿಸುವುದು. ಅದನ್ನು ಯಾವ ರೀತಿ ಬೇಕಾದರೂ ವ್ಯಯಿಸುವ ಮತ್ತು ಹೇಗೆ ಬೇಕಾದರೂ ಉಪಯೋಗಿಸುವ ಸ್ವಾತಂತ್ರ್ಯ ನೀಡುವುದು. ಎರಡನೆಯದಾಗಿ ಆ ವಸ್ತುವನ್ನು ನಿರ್ದಿಷ್ಟ ನಿಯಮಗಳಿಗೆ ಬದ್ಧಗೊಳಿಸುವುದು. ಅದರಿಂದಾಗಿ ಅದು ಆ ವ್ಯಕ್ತಿಗೆ ಫಲಪ್ರದವಾಗಿ ಮಾರ್ಪಡಬೇಕು. ಅವನ ಹಿತಕ್ಕಾಗಿ ಅದು ಕಾರ್ಯೋನ್ಮುಖವಾಗಿರಬೇಕು. ಭೂಮಿ-ಆಕಾಶಗಳ ಎಲ್ಲಾ ವಸ್ತುಗಳನ್ನು ಅಲ್ಲಾಹನು ಒಂದೇ ಅರ್ಥದಲ್ಲಿ ಮಾನವನಿಗೆ ಅಧೀನಗೊಳಿಸಿಲ್ಲ. ಕೆಲವನ್ನು ಮೊದಲನೆಯ ಅರ್ಥದಲ್ಲಿ ಅಧೀನಗೊಳಿಸಿದ್ದರೆ ಮತ್ತೆ ಕೆಲವನ್ನು ಎರಡನೆಯ ಅರ್ಥದಲ್ಲಿ ಅಧೀನಗೊಳಿಸಿದ್ದಾನೆ. ಉದಾ: ನೀರು, ಗಾಳಿ, ಮಣ್ಣು, ಬೆಂಕಿ, ಸಸ್ಯಗಳು, ಖನಿಜ ವಸ್ತುಗಳು, ಜಾನುವಾರುಗಳು ಇತ್ಯಾದಿ ಅಸಂಖ್ಯ ವಸ್ತುಗಳು ಮೊದಲನೆಯ ಅರ್ಥದಲ್ಲಿ ಮಾನವನಿಗೆ ಅಧೀನವಾಗಿವೆ. ಸೂರ್ಯ-ಚಂದ್ರಗಳೆಲ್ಲವೂ ಎರಡನೆಯ ಅರ್ಥದಲ್ಲಿ ಮಾನವನಿಗೆ ಅಧೀನವಾಗಿವೆ.

24. ನಾವು ಅವರಿಗೆ ಸ್ವಲ್ಪ ಕಾಲ ಭೂಮಿಯಲ್ಲಿ ಸುಖಪಡುವ ಅವಕಾಶ ನೀಡುತ್ತಿದ್ದೇವೆ. ಆ ಬಳಿಕ ಅವರನ್ನು ವಿವಶರನ್ನಾಗಿ ಮಾಡಿ, ಒಂದು ಕಠಿಣ ಯಾತನೆಯ ಕಡೆಗೆ ಎಳೆದೊಯ್ಯುವೆವು.

نَسْتَعْتُهُمْ قَلِيلًا ثُمَّ نَقْضُ لَهُمْ إِلَيْ
عَذَابٍ غَلِيظٍ ﴿٢٤﴾

25. ಆಕಾಶಗಳನ್ನೂ ಭೂಮಿಯನ್ನೂ ಸೃಷ್ಟಿಸಿದವರು ಯಾರು ಎಂದು ನೀವು ಇವರೊಡನೆ ಕೇಳಿದಾಗ, ಇವರು ಅಲ್ಲಾಹನೆಂದೇ ಹೇಳುವರು. 'ಅಲ್-ಹಮ್ದುಲಿಲ್ಲಾಹ್' (ಅಲ್ಲಾಹನಿಗೆ ಸ್ತುತಿ) ಎನ್ನಿರಿ. ಆದರೆ ಇವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.

وَلَكِنْ سَأَلْتَهُمْ مَنْ خَلَقَ السَّمَوَاتِ
وَ الْأَرْضِ لَيَقُولُنَّ اللَّهُ قُلِ الْحَمْدُ
لِلَّهِ بَلْ أَكْثَرُهُمْ لَا يَعْلَمُونَ ﴿٢٥﴾

26. ಆಕಾಶಗಳಲ್ಲೂ ಭೂಮಿಯಲ್ಲೂ ಇರುವುದೆಲ್ಲವೂ ಅಲ್ಲಾಹನದು. ನಿಶ್ಚಯವಾಗಿಯೂ ಅಲ್ಲಾಹನು ನಿರಪೇಕ್ಷನೂ ಸ್ವಯಂ ಸ್ತುತ್ಯ ಹರ್ಷನೂ ಆಗಿರುತ್ತಾನೆ.

اللَّهُ مَا فِي السَّمَوَاتِ وَالْأَرْضِ ط إِنَّ
اللَّهَ هُوَ الْعَزِيزُ الْحَمِيدُ ﴿٢٦﴾

27. ಭೂಮಿಯಲ್ಲಿರುವ ಮರಗಳೆಲ್ಲ ಲೇಖನಿಗಳಾಗಿ ಮಾರ್ಪಟ್ಟು ಸಾಗರವು (ಮಸಿಯಾಗಿ) ಅದಕ್ಕೆ ಇನ್ನೂ ಸಪ್ತ ಸಾಗರಗಳು ಮಸಿಯನ್ನು ಒದಗಿಸಿದರೂ ಅಲ್ಲಾಹನ ವಚನಗಳು (ಬರೆದು) ತೀರಲಾರವು. ನಿಶ್ಚಯವಾಗಿಯೂ ಅಲ್ಲಾಹನು ಪ್ರಬಲನೂ ಯುಕ್ತಿಪೂರ್ಣನೂ ಆಗಿರುತ್ತಾನೆ.

وَلَوْ أَنَّ مَا فِي الْأَرْضِ مِنْ شَجَرٍ
أَفْجَاءٍ وَالْبَحْرِ يَمْدُءُ مِنْ بَعْدِهِ
سَبْعَةُ أَبْحُرٍ مَا نَفِدَتْ كَلِمَاتُ
اللَّهِ إِنَّ اللَّهَ عَزِيزٌ حَكِيمٌ ﴿٢٧﴾

28. ನಿಮ್ಮೆಲ್ಲರನ್ನು ಸೃಷ್ಟಿಸುವುದೂ ಅನಂತರ ಪುನಃ ಜೀವಂತಗೊಳಿಸಿ ಎಬ್ಬಿಸುವುದೂ (ಅವನ ಮಟ್ಟಿಗೆ) ಕೇವಲ ಒಂದು ಜೀವಿಯನ್ನು ಸೃಷ್ಟಿಸುವ ಮತ್ತು ಪುನಃ ಜೀವಂತ ಗೊಳಿಸುವ) ಹಾಗಿದೆ. ನಿಜವಾಗಿಯೂ ಅಲ್ಲಾಹನು ಸರ್ವಶ್ರುತನೂ ಸರ್ವ ವೀಕ್ಷಕನೂ ಆಗಿರುತ್ತಾನೆ.

مَا خَلَقَكُمْ وَلَا يَعْزُبُ عَنْكُمْ الْإِلَافِ
وَاحِدَةً ط إِنَّ اللَّهَ سَمِيعٌ بَصِيرٌ ﴿٢٨﴾

29. ಅಲ್ಲಾಹನು ಇರುಳನ್ನು ಹಗಲಿನೊಳಗೂ ಹಗಲನ್ನು ಇರುಳಿನೊಳಗೂ ಪೋಷಿಸುತ್ತ ತರುವುದನ್ನು ನೀವು ನೋಡುವುದಿಲ್ಲವೇ? ಅವನು ಸೂರ್ಯ-ಚಂದ್ರರನ್ನು ನಿಯಂತ್ರಿಸಿಟ್ಟಿರುತ್ತಾನೆ. ಎಲ್ಲವೂ ಒಂದು ನಿಶ್ಚಿತ ಕಾಲದ ವರೆಗೆ ಚಲಿಸುತ್ತಿರುತ್ತವೆ⁶

أَلَمْ تَرَ أَنَّ اللَّهَ يُولِجُ اللَّيْلَ فِي النَّهَارِ
وَ يُولِجُ النَّهَارَ فِي اللَّيْلِ وَ سَخَّرَ الشَّمْسَ
وَ الْقَمَرَ كُلَّ يَجْرِي إِلَىٰ أَجَلٍ مُّسَمًّى

6. ಅಲ್ ಕಹ್ಫ್ ಅಧ್ಯಾಯದ 109ನೆಯ ಸೂಕ್ತದಲ್ಲಿ ಇದೇ ವಿಷಯವನ್ನು ಸ್ವಲ್ಪ ಭಿನ್ನ ರೂಪದಲ್ಲಿ ವಿವರಿಸಲಾಗಿದೆ. ಇಷ್ಟು ದೊಡ್ಡ ನಿಸರ್ಗವನ್ನು ಸೃಷ್ಟಿಸಿರುವ ದೇವನ ಸಾಮರ್ಥ್ಯ ಮತ್ತು ಚಮತ್ಕಾರಗಳು ನಿಸ್ಸೀಮವಾದುದು. ಹಾಗಿರುವಾಗ ಅವನ ದೇವತ್ವದಲ್ಲಿ ಯಾವುದೇ ಸೃಷ್ಟಿ ಸಹಭಾಗಿಯಾಗುವುದಾದರೂ ಹೇಗೆ ಎಂಬ ಕಲ್ಪನೆಯನ್ನು ಮೂಡಿಸುವುದು ಇದರ ಉದ್ದೇಶ.

7. ಇಲ್ಲಿ ಪ್ರತಿಯೊಂದು ವಸ್ತುವಿಗೂ ಗೊತ್ತುಪಡಿಸಲಾಗಿರುವ ಜೀವಿತಾವಧಿಯ ತನಕ ಅದು ನಡೆಯುತ್ತಿರುತ್ತದೆ. ಯಾವುದೇ ವಸ್ತು ಅನಾದಿಯೂ ಅಲ್ಲ ಅನಂತವೂ ಅಲ್ಲ.

ಮತ್ತು ನೀವು ಮಾಡುತ್ತಿರುವುದೆಲ್ಲವನ್ನೂ ಅಲ್ಲಾಹನು ವಿವರವಾಗಿ ತಿಳಿದಿರುತ್ತಾನೆ (ಎಂದು ನಿಮಗೆ ಗೊತ್ತಿಲ್ಲವೇ?).

وَأَنَّ اللَّهَ بِمَا تَعْمَلُونَ خَبِيرٌ ﴿٢٩﴾

30. ಇದಕ್ಕೆಲ್ಲಾ ಕಾರಣವೇನೆಂದರೆ ಅಲ್ಲಾಹನೇ ಸತ್ಯವಾಗಿದ್ದಾನೆ ಮತ್ತು ಅವನನ್ನು ಬಿಟ್ಟು ಇವರು ಪ್ರಾರ್ಥಿಸುತ್ತಿರುವ ಇತರ ಎಲ್ಲವೂ ಮಿಥ್ಯವಾಗಿದೆ. ಅಲ್ಲಾಹನೇ ಮಹೋನ್ನತ ಹಾಗೂ ಮಹಾನನಾಗಿರುತ್ತಾನೆ.

ذَٰلِكَ بِأَنَّ اللَّهَ هُوَ الْحَقُّ وَأَنَّ مَا يَدْعُونَ مِن دُونِهِ الْبَاطِلُ وَأَنَّ اللَّهَ هُوَ الْعَلِيُّ الْكَبِيرُ ﴿٣٠﴾

31. ನಿಮಗೆ ಕೆಲವು ನಿದರ್ಶನಗಳನ್ನು ತೋರಿಸಿ ಕೊಡಲಿಕ್ಕಾಗಿ ನಾವೆಯು ಸಮುದ್ರದಲ್ಲಿ ಅಲ್ಲಾಹನ ಅನುಗ್ರಹದಿಂದ ಚಲಿಸುತ್ತಿರುವುದನ್ನು ನೀವು ನೋಡುವುದಿಲ್ಲವೇ? ವಾಸ್ತವದಲ್ಲಿ ಸಹನಶೀಲನೂ ಕೃತಜ್ಞನೂ ಆಗಿರುವ ಪ್ರತಿಯೊಬ್ಬನಿಗೂ ಇದರಲ್ಲಿ ಅನೇಕ ದೃಷ್ಟಾಂತಗಳಿವೆ.

أَلَمْ تَرَ أَنَّ الْفُلْكَ تَجْرِي فِي الْبَحْرِ بِنِعْمَتِ اللَّهِ لِيُرِيَكُمْ مِنْ آيَاتِهِ إِنَّ فِي ذَٰلِكَ لَآيَاتٍ لِّكُلِّ صَبَّارٍ شَكُورٍ ﴿٣١﴾

32. (ಸಮುದ್ರದಲ್ಲಿ) ಒಂದು ಅಲೆಯು ಇವರ ಮೇಲೆ ಚಪ್ಪರದಂತೆ ಆವರಿಸಿದಾಗ ಇವರು ತಮ್ಮ ಧರ್ಮವನ್ನು ಸಂಪೂರ್ಣವಾಗಿ ಅಲ್ಲಾಹನಿಗೇ ಮೀಸಲಾಗಿ ಅಪನನ್ನು ಪ್ರಾರ್ಥಿಸುತ್ತಾರೆ. ತರುವಾಯ ಅವನು ಇವರನ್ನು ರಕ್ಷಿಸಿ ದಡದ ವರೆಗೆ ತಲಪಿಸಿದಾಗ ಅವರಲ್ಲೊಬ್ಬನು ಸುಮಧ್ಯ ನೀತಿಯನ್ನು ಸರಿಸುತ್ತಾನೆ ಮತ್ತು ನಮ್ಮ ದೃಷ್ಟಾಂತಗಳನ್ನು ನಿಷೇಧಿಸುವುದಿಲ್ಲ. ಆದರೆ ವಿದ್ರೋಹಿ ಮತ್ತು ಕೃತಘ್ನರು ಇದಕ್ಕೆ ಹೊರತಾಗಿದ್ದಾರೆ.

وَإِذَا غَشِيَهُمْ مَوَّجٌ كَالظُّلَلِ دَعَوُا اللَّهَ مُخْلِصِينَ لَهُ الدِّينَ هَٰ فَكَمَا نَجَّيْنَاهُمْ إِلَى الْبَرِّ فِيمَا كَانُوا مُتَقْتَصِدًا وَمَا يَجْحَدُوا بِآيَاتِنَا إِلَّا كُلُّ خَتَّارٍ كَفُورٍ ﴿٣٢﴾

33. ಜನರೇ, ನಿಮ್ಮ ಪ್ರಭುವಿನ ಕ್ರೋಧದಿಂದ ತಪ್ಪಿಸಿಕೊಳ್ಳಿರಿ ಮತ್ತು ಯಾವ ತಂದೆಯೂ ತನ್ನ ಮಗನ ಪರವಾಗಿ ಪರಿಹಾರ ಕೊಡದ ಮತ್ತು ಯಾವ ಮಗನೂ ತನ್ನ ತಂದೆಯ ಪರವಾಗಿ ಯಾವುದೇ ಪರಿಹಾರ ಕೊಡದ ದಿನವನ್ನು ಭಯಪಡಿರಿ. ನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ಆದುದರಿಂದ ಈ ಲೌಕಿಕ ಜೀವನವು ನಿಮ್ಮನ್ನು ವಂಚನೆ ಗೊಳಪಡಿಸದಿರಲಿ ಮತ್ತು ವಂಚಕನು ನಿಮ್ಮನ್ನು ಅಲ್ಲಾಹನ ವಿಷಯದಲ್ಲಿ ವಂಚಿಸದಿರಲಿ.

يَا أَيُّهَا النَّاسُ اتَّقُوا رَبَّكُمُ وَأَحْشُوا يَوْمًا لَا يَجْزِي وَالِدٌ عَنْ وَلَدٍ وَلَا مَوْلَا دٌ هُوَ جَازٍ عَنْ وَالِدٍ شَيْئًا وَإِنَّ وَعْدَ اللَّهِ حَقٌّ فَلَا تَغُرَّنَّكُمُ الْحَيَاةُ الدُّنْيَا ۗ وَلَا يَغُرَّنَّكُمُ بِاللَّهِ الْغُرُورُ ﴿٣٣﴾


8. ಇದಕ್ಕೆ ಎರಡು ಅರ್ಥಗಳಿರಲು ಸಾಧ್ಯ. 'ಇಕ್‌ತಿಸಾದ್' ಪದವನ್ನು ಸನ್ಮಾರ್ಗದ ಅನುಸರಣೆ ಎಂದು ಅರ್ಥೈಸುವುದಾದರೆ ಅವರಲ್ಲಿ ಕೆಲವರು ಕಾಲ ಕಳೆದ ನಂತರವೂ ಏಕದೇವತ್ವದಲ್ಲಿ ಸ್ಥಿರವಾಗಿರುತ್ತಾರೆ ಎಂದಾಗುತ್ತದೆ. ಅದನ್ನು 'ಸುಮಧ್ಯತೆ' ಮತ್ತು 'ಸಮತೋಲನ' ಎಂದು ಅರ್ಥೈಸುವುದಾದರೆ ಅದರ ಅರ್ಥ ಕೆಲವರು ತಮ್ಮ ಬಹುದೇವಾರಾಧನೆ ಮತ್ತು ನಾಸ್ತಿಕತೆಯಲ್ಲಿ ದೃಢವಾಗಿ ನೆಲೆ ನಿಲ್ಲುವುದಿಲ್ಲ ಅಥವಾ ಕೆಲವರಲ್ಲಿ ಮೊದಲು ಹುಟ್ಟಿದಂತಹ ನಿಷ್ಕೆಯು ತಣ್ಣಗಾಗಿ ಬಿಡುತ್ತದೆ ಎಂದಾಗುತ್ತದೆ.

9. ಅರ್ಥಾತ್- ನಿರ್ಣಾಯಕ ದಿನದ ವಾಗ್ದಾನ.

34. ಆ ಘಳಿಗೆಯ ಜ್ಞಾನ ಅಲ್ಪಾಹನ ಬಳಿಯಲ್ಲೇ ಇದೆ. ಅವನೇ ಮಳೆ ಸುರಿಸುತ್ತಾನೆ. ತಾಯಂದಿರ ಗರ್ಭಗಳಲ್ಲಿ ಬೆಳೆಯುತ್ತಿರುವುದೇನೆಂಬುದನ್ನು ಅವನೇ ಬಲ್ಲನು. ಯಾವ ಜೀವಿಯೂ ತಾನು ನಾಳೆ ಏನನ್ನು ಗಳಿಸುವೆನು ಎಂಬುದನ್ನು ತಿಳಿದಿರುವುದಿಲ್ಲ ಮತ್ತು ತನಗೆ ಯಾವ ಭೂಭಾಗದಲ್ಲಿ ಮರಣ ಬರುವುದೆಂಬ ಅರಿವು ಯಾರಿಗೂ ಇಲ್ಲ. ನಿಶ್ಚಯವಾಗಿಯೂ ಅಲ್ಪಾಹನೇ ಸರ್ವಜ್ಞನೂ ವಿವರಪೂರ್ಣನೂ ಆಗಿರುತ್ತಾನೆ.

إِنَّ اللَّهَ عِنْدَهُ عِلْمُ السَّاعَةِ وَيُنزِّلُ
الْغَيْثَ وَيَعْلَمُ مَا فِي الْأَرْحَامِ ط
وَمَا تَدْرِي نَفْسٌ مَّاذَا تَكْسِبُ غَدًا
وَمَا تَدْرِي نَفْسٌ بِأَيِّ أَرْضٍ
تَمُوتُ ط إِنَّ اللَّهَ عَلِيمٌ خَبِيرٌ ﴿٦٩﴾

﴿٦٩﴾



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಅಲಿಫ್ ಲಾಮ್ ಮಿಮ್.
2. ಈ ಗ್ರಂಥದ ಅವತೀರ್ಣವು ನಿಸ್ಸಂದೇಹವಾಗಿಯೂ ಸರ್ವಲೋಕಗಳ ಪಾಲಕ ಪ್ರಭುವಿನ ಕಡೆಯಿಂದಾಗಿರುತ್ತದೆ.
3. ಇದನ್ನು ಈ ವ್ಯಕ್ತಿಯು ಸ್ವತಃ ಸೃಷ್ಟಿಸಿಕೊಂಡಿದ್ದಾನೆಂದು ಇವರು ಹೇಳುತ್ತಾರೆಯೇ? ಅಲ್ಲ; ಇದು ನಿಮ್ಮ ಪ್ರಭುವಿನ ಕಡೆಯಿಂದ ಬಂದ ಸತ್ಯವಾಗಿದೆ. (ಇದು) ನಿಮಗಿಂತ ಮುಂಚೆ ಎಚ್ಚರಿಕೆ ನೀಡುವವರಾರೂ ಬಂದಿಲ್ಲದಂತಹ ಒಂದು ಜನಾಂಗಕ್ಕೆ ನೀವು ಎಚ್ಚರಿಕೆ ನೀಡಲಿಕ್ಕಾಗಿದೆ. ತನ್ನೂಲಕ ಅವರು ಸನ್ಮಾರ್ಗ ಪಡೆಯಲೂಬಹುದು.
4. ಆಕಾಶಗಳನ್ನೂ ಭೂಮಿಯನ್ನೂ ಅವುಗಳ ನಡುವೆ ಇರುವ ಸಕಲ ವಸ್ತುಗಳನ್ನೂ ಆರು ದಿನಗಳಲ್ಲಿ ಸೃಷ್ಟಿಸಿ, ಅನಂತರ ವಿಶ್ವಸಿಂಹಾಸನಾರೂಢನಾದವನು- ಅಲ್ಲಾಹನೇ. ಅವನ ಹೊರತು ನಿಮಗೆ ಯಾರೂ ರಕ್ಷಕ ಮಿತ್ರನೂ ಇಲ್ಲ. ಅವನ ಮುಂದೆ ಶಿಫಾರಸು ಮಾಡುವವನೂ ಇಲ್ಲ. ಹೀಗಿರುತ್ತ ನೀವೇನು ಜಾಗೃತರಾಗಲಾರಿರಾ?
5. ಅವನು ಆಕಾಶದಿಂದ ಭೂಮಿಯವರೆಗೂ ಲೋಕಾಡಳಿತ ವ್ಯವಸ್ಥೆ ನಡೆಸುತ್ತಾನೆ. ಈ ವ್ಯವಸ್ಥೆಯ ವರದಿಯು ನಿಮ್ಮ ಗಣನೆಯ ಪ್ರಕಾರ ಒಂದು ಸಾವಿರ ವರ್ಷವಾಗಿರುವ ಒಂದು ದಿನದಂದು¹ ಮೇಲಕ್ಕೆ ಅವನ ಸನ್ನಿಧಿಗೆ ಹೋಗುತ್ತದೆ.

الْم

تَنْزِيلِ الْكِتَابِ لَا رَيْبَ فِيهِ مِنْ رَبِّ الْعَالَمِينَ

أَمْ يَقُولُونَ افْتَرَاهُ بَلْ هُوَ الْحَقُّ مِنْ رَبِّكَ لِتُنذِرَ قَوْمًا مِمَّا أَتَاهُمْ مِنْ نَذِيرٍ مَنْ قَبْلِكَ لَعَلَّهُمْ يَهْتَدُونَ

اللَّهُ الَّذِي خَلَقَ السَّمَوَاتِ وَالْأَرْضِ وَمَا بَيْنَهُمَا فِي سِتَّةِ أَيَّامٍ ثُمَّ اسْتَوَى عَلَى الْعَرْشِ مَا لَكُمْ مِنْ دُونِهِ مِنْ وَلِيٍّ وَلَا شَفِيعٍ أَفَلَا تَتَذَكَّرُونَ

يُدَبِّرُ الْأَمْرَ مِنَ السَّمَاءِ إِلَى الْأَرْضِ ثُمَّ يَعْرُجُ إِلَيْهِ فِي يَوْمٍ كَانَ مِقْدَارُهُ أَلْفَ سَنَةٍ مِمَّا تَعُدُّونَ

1. ಅರ್ಥಾತ್- ನಿಮ್ಮ ಬಳಿ ಇರುವ ಒಂದು ಸಾವಿರ ವರ್ಷಗಳ ಚರಿತ್ರೆಯು ಅಲ್ಲಾಹನ ಮಟ್ಟಿಗೆ ಒಂದು ದಿನದ ಕೆಲಸವಾಗಿದೆ. ಅದರ

6. ಸಕಲ ಪ್ರತ್ಯಕ್ಷಾಪ್ರತ್ಯಕ್ಷಗಳ ಜ್ಞಾನವುಳ್ಳವನು ಅವನೇ. ಅವನು ಪ್ರಬಲನೂ ಕರುಣಾನಿಧಿಯೂ ಆಗಿರುತ್ತಾನೆ.
7. ಅವನು ಮಾಡಿರುವುದೆಲ್ಲವನ್ನೂ ಚೆನ್ನಾಗಿಯೇ ಮಾಡಿರುತ್ತಾನೆ. ಅವನು ಮಾನವ ಸೃಷ್ಟಿಯ ಆರಂಭವನ್ನು ಮಣ್ಣಿನ ಗಾರೆಯಿಂದ ಮಾಡಿದನು.
8. ತರುವಾಯ ಅವನ ಸಂತತಿಯನ್ನು ತುಚ್ಛವಾದ ನೀರಿನಂತಹ ದ್ರವ್ಯದಿಂದ ಮುಂದುವರಿಸಿದನು.
9. ತರುವಾಯ ಅದನ್ನು ನಖಶಿಖಾಂತ ಸುರೂಪಗೊಳಿಸಿದನು ಮತ್ತು ಅದರೊಳಗೆ ತನ್ನ ಆತ್ಮವನ್ನು ಊದಿದನು. ನಿಮಗೆ ಕಿವಿಗಳನ್ನೂ ಕಣ್ಣುಗಳನ್ನೂ ಹೃದಯಗಳನ್ನೂ ಕೊಟ್ಟನು. ನೀವು ಅಲ್ಲವೇ ಕೃತಜ್ಞರಾಗುತ್ತೀರಿ.
10. "ನಾವು ಮಣ್ಣು ಪಾಲಾಗಿ ಹೋದ ಬಳಿಕ ಪುನಃ ಹೊಸತಾಗಿ ಸೃಷ್ಟಿಸಲ್ಪಡುತ್ತೇವೆಯೇ?" ಎಂದು ಇವರು ಕೇಳುತ್ತಾರೆ. ವಾಸ್ತವ ದಲ್ಲಿ ಇವರು ತಮ್ಮ ಪ್ರಭುವಿನ ಭೇಟಿಯನ್ನು ನಿರಾಕರಿಸುವವರಾಗಿದ್ದಾರೆ.
11. ನಿಮ್ಮ ಮೇಲೆ ನಿಯುಕ್ತನಾಗಿರುವ ಮೃತ್ಯುದೂತನು ನಿಮ್ಮನ್ನು ಸರ್ವಸಂಪೂರ್ಣವಾಗಿ ತನ್ನ ಹಿಡಿತಕ್ಕೆ ತೆಗೆದುಕೊಳ್ಳುವನು. ತರುವಾಯ ನೀವು ನಿಮ್ಮ ಪ್ರಭುವಿನ ಕಡೆಗೆ ಮರಳಿಸಲ್ಪಡುವಿರಿ ಎಂದು ಇವರೊಡನೆ ಹೇಳಿರಿ.
12. ಈ ಅಪರಾಧಿಗಳು ತಲೆ ಬಾಗಿ ಸಿ ತಮ್ಮ ಪ್ರಭುವಿನ ಮುಂದೆ ನಿಂತಿರುವ ಸಂದರ್ಭವನ್ನು ನೀವು ನೋಡುತ್ತಿದ್ದರೆ! (ಆಗ ಇವರು) "ನಮ್ಮ ಪ್ರಭೂ, ನಾವು ಚೆನ್ನಾಗಿ ನೋಡಿಕೊಂಡೆವು ಮತ್ತು ಕೇಳಿದೆವು. ಇನ್ನು ನಮ್ಮನ್ನು ಸತ್ಕರ್ಮವೆಸಗಲಿಕ್ಕಾಗಿ ಮರಳಿ ಕಳುಹಿಸಿ ಬಿಡು. ಈಗ ನಮಗೆ ಖಾತ್ರಿಯಾಗಿ ತಿಳಿಯಿತು" (ಎನ್ನುತ್ತಿರುವರು).

ذَلِكَ عِلْمُ الْغَيْبِ وَالشَّهَادَةِ الْعَزِيزِ
الرَّحِيمِ ⑥

الَّذِي أَحْسَنَ كُلَّ شَيْءٍ خَلَقَهُ
وَبَدَأَ خَلْقَ الْإِنْسَانِ مِنْ طِينٍ ⑦

ثُمَّ جَعَلَ نَسْلَهُ مِنْ سُلَالَةٍ
مِنْ مَاءٍ مَهِينٍ ⑧

ثُمَّ سَوَّاهُ وَنَفَخَ فِيهِ مِنْ رُوحِهِ
وَجَعَلَ لَكُمْ السَّمْعَ وَالْأَبْصَارَ
وَالْأَفْئِدَةَ قَلِيلًا مَّا تَشْكُرُونَ ⑨

وَقَالُوا إِذْ أَصَلْنَا فِي الْأَرْضِ
إِنَّا لَنُفِي خَلْقٍ جَدِيدٍ بَلْ هُمْ
بِلِقَائِ رَبِّهِمْ كَفُورُونَ ⑩

قُلْ يَتَوَكَّلْكُمْ مَلَكُ الْمَوْتِ
الَّذِي وُكِّلَ بِكُمْ ثُمَّ إِلَىٰ رَبِّكُمْ
تُرْجَعُونَ ⑪

وَلَوْ تَرَىٰ إِذِ الْمُنْجِمُونَ
نَاقِسُوا رُوحَهُمْ عِنْدَ رَبِّهِمْ
رَبَّنَا أَبْصَرْنَا وَسَمِعْنَا
فَارْجِعْنَا نَعْمَلْ صَالِحًا إِنَّا
مُقْتِنُونَ ⑫

ಯೋಜನೆಯನ್ನು, ವಿಧಿಯನ್ನು ದಾಖಲಿಸುವ ಕಾರ್ಯಕರ್ತರಿಗೆ ಒಪ್ಪಿಸಲಾದರೆ ಮರುದಿನ ಅವರು ಅದರ ವರದಿಯನ್ನು ಅಲ್ಲಾಹನ ಮುಂದೆ ಸಮರ್ಪಿಸುತ್ತಾರೆ ಮತ್ತು ಮರುದಿನದ ಅರ್ಥಾತ್ ನಿಮ್ಮ ಗಣನೆಯ ಪ್ರಕಾರ ಒಂದು ಸಾವಿರ ವರ್ಷದ ಕೆಲಸವನ್ನು ತಮಗೆ ಒಪ್ಪಿಸಲಾಗುವುದೆಂದು ನಿರೀಕ್ಷಿಸುತ್ತಾರೆ.

13. "ನಾವಿಚ್ಛಿಸುತ್ತಿದ್ದರೆ ಮೊದಲೇ ಪ್ರತಿಯೊಂದು ಜೀವಕ್ಕೂ ಅದರ ಮಾರ್ಗದರ್ಶನ ನೀಡಿ ಬಿಡುತ್ತಿದ್ದೆವು. ಆದರೆ ನಾನು ನರಕವನ್ನು ಯಕ್ಷಗಳಿಂದಲೂ ಮಾನವರಿಂದಲೂ ತುಂಬಿ ಬಿಡುವೆನೆಂದು ಹೇಳಿದ್ದೆ ನನ್ನ ಮಾತು ಸರಿಯಾಯಿತು.
14. ಆದುದರಿಂದ ಈಗ ನೀವು ಇಂದಿನ ಭೇಟಿಯನ್ನು ಮರೆತು ಬಿಟ್ಟುದರ ರುಚಿಯನ್ನು ಸವಿಯಿರಿ. ನಾವೂ ಈಗ ನಿಮ್ಮನ್ನು ಮರೆತು ಬಿಟ್ಟಿದ್ದೇವೆ. ನಿಮ್ಮ ದುಷ್ಟತ್ಯಗಳ ಫಲವಾಗಿ ಶಾಶ್ವತ ಯಾತನೆಯ ರುಚಿಯನ್ನು ಸವಿಯಿರಿ" (ಎಂದು ಉತ್ತರ ಕೊಡಲಾಗುವುದು).
15. ನಮ್ಮ ಸೂಕ್ತಗಳನ್ನು ಓದಿ ಹೇಳಿ ಉಪದೇಶಿಸಿದಾಗ ಸಾಷ್ಟಾಂಗವೆರಗುವವರೂ ತಮ್ಮ ಪ್ರಭುವಿನ ಸ್ತುತಿಯೊಂದಿಗೆ ಅವನನ್ನು ಜಪಿಸುವವರೂ ಅಹಂಕಾರ ಪ್ರಕಟಿಸದವರೂ ನಮ್ಮ ಸೂಕ್ತಗಳ ಮೇಲೆ ವಿಶ್ವಾಸವಿರಿಸುತ್ತಾರೆ.
16. ಅವರ ಬೆನ್ನುಗಳು ಹಾಸಿಗೆಗಳನ್ನು ಬಿಟ್ಟಿರುತ್ತವೆ. ತಮ್ಮ ಪ್ರಭುವನ್ನು ಭಯ ಹಾಗೂ ನಿರೀಕ್ಷೆಯೊಂದಿಗೆ ಪ್ರಾರ್ಥಿಸುತ್ತಾರೆ. ನಾವು ಅವರಿಗೆ ದಯಪಾಲಿಸಿರುವ ಜೀವನಾಧಾರದಿಂದ ಖರ್ಚು ಮಾಡುತ್ತಾರೆ.
17. ಮುಂದೆ ಅವರ ಕರ್ಮಗಳಿಗೆ ಪ್ರತಿಫಲವಾಗಿ ಅವರ ಕಣ್ಮನಗಳನ್ನು ತಣಿಸುವಂತಹ ಯಾವ ಸತ್ಕರ್ಮಗಳನ್ನು ಅವರಿಗಾಗಿ ಬಿಟ್ಟಿಡಲಾಗಿ ದೆಯೋ ಅದರ ಅರಿವು ಯಾವ ಜೀವಿಗೂ ಇಲ್ಲ.
18. ಸತ್ಯವಿಶ್ವಾಸಿಯಾದವನು ಕರ್ಮಭ್ರಷ್ಟನಂತಾಗಿರಲು ಎಂದಾದರೂ ಸಾಧ್ಯವಿದೆಯೆ? ಇವರಿಬ್ಬರೂ ಸರಿ ಸಮಾನರಾಗಲಾರರು.
19. ಸತ್ಯವಿಶ್ವಾಸವನ್ನಿರಿಸಿದವರಿಗಾಗಿ ಮತ್ತು ಸತ್ಕರ್ಮವೆಸಗಿದವರಿಗಾಗಿ ಅವರ ಸತ್ಕರ್ಮಗಳ ಪ್ರತಿಫಲವಾಗಿ ಆತಿಥ್ಯ ರೂಪದಲ್ಲಿ ಸ್ವರ್ಗೋದ್ಯಾನಗಳ ವಸತಿಗಳಿವೆ
20. ಮತ್ತು ಕರ್ಮಭ್ರಷ್ಟ ನೀತಿ ಕೈಗೊಂಡವರ ವಾಸಸ್ಥಾನವು ನರಕಾಗ್ನಿಯಾಗಿದೆ. ಅವರು ಅಲ್ಲಿಂದ ಹೊರ ಹೊರಡಲಿಚ್ಛಿಸಿದಾಗ ಲೆಲ್ಲ ಅದರೊಳಕ್ಕೆ ತಳ್ಳಲ್ಪಡುವರು ಮತ್ತು ನೀವು ಸುಳ್ಳಾಗಿಸುತ್ತಿದ್ದ ಅದೇ ನರಕಾಗ್ನಿಯ ರುಚಿಯನ್ನು ಸವಿಯಿರೆಂದು ಅವರೊಡನೆ ಹೇಳಲಾಗುವುದು.

وَلَوْ شِئْنَا لَآتَيْنَا كُلَّ نَفْسٍ هُدًى
وَلَكِنْ حَقَّ الْقَوْلُ مِنِّي لَأَمْلَأَنَّ
جَهَنَّمَ مِنَ الْجِنَّةِ وَالنَّاسِ أَجْمَعِينَ ⑩

فَذُوقُوا بِمَا نَسِيتُمْ لِقَاءَ يَوْمِكُمْ هَذَا
إِنَّا نَسِينَكُمْ وَذُوقُوا عَذَابَ الْخُلْدِ
بِمَا كُنتُمْ تَعْمَلُونَ ⑪

إِنَّمَا يُؤْمِنُ بِآيَاتِنَا الَّذِينَ إِذَا ذُكِرُوا
بِهَا خَرُّوا سُجَّدًا وَسَبَّحُوا بِحَمْدِ رَبِّهِمْ
وَهُمْ لَا يَسْتَكْبِرُونَ ⑫

تَتَجَافَى جُنُوبُهُمْ عَنِ الْمَضَاجِعِ يَدْعُونَ
رَبَّهُمْ خَوْفًا وَطَمَعًا وَمِمَّا رَزَقْنَاهُمْ
يُسْفِهُونَ ⑬

فَلَا تَعْلَمُ نَفْسٌ مَّا أُخْفِيَ لَهُمْ مِّنْ
قُدْرَةِ أَعْيُنٍ جَزَاءً بِمَا كَانُوا يَعْمَلُونَ ⑭

أَقْسَنُ كَانَ مُؤْمِنًا كَسَنُ كَانَ فَاسِقًا
لَّا يَسْتَوُونَ ⑮

أَمَّا الَّذِينَ آمَنُوا وَعَمِلُوا الصَّالِحَاتِ
فَلَهُمْ جَنَّاتُ الْمَأْوَى نُزُلًا بِمَا كَانُوا
يَعْمَلُونَ ⑯

وَأَمَّا الَّذِينَ فَسَقُوا فَمَأْوَاهُمُ النَّارُ
كُلَّمَا أَسْرَدُوا أَنَّ يَخْرُجُوا مِنْهَا أُعِيدُوا
فِيهَا وَقِيلَ لَهُمْ ذُوقُوا عَذَابَ النَّارِ
الَّذِينَ كُنتُمْ بِهِ تُكَذِّبُونَ ⑰

21. ಇವರು (ತಮ್ಮ ಬಂಡಾಯ ನೀತಿಯಿಂದ) ಹಿಂಜರಿಯಬಹುದೆಂದು ನಾವು ಇವರಿಗೆ ಆ ಮಹಾ ಯಾತನೆಗೆ ಮುಂಚೆ ಈ ಲೋಕದಲ್ಲೇ (ಒಂದಲ್ಲೊಂದು ಚಿಕ್ಕ ಪುಟ್ಟ) ಯಾತನೆಯ ರುಚಿಯನ್ನು ಸವಿಸುತ್ತಲೇ ಇರುವೆವು.

وَلَنْ يَقْنَهُمْ مِنَ الْعَذَابِ الْأَذَى دُونَ
الْعَذَابِ الْأَكْبَرِ لَعَلَّهُمْ يَرْجِعُونَ ﴿٢١﴾

22. ತನ್ನ ಪ್ರಭುವಿನ ನಿದರ್ಶನಗಳ ಮೂಲಕ ಉಪದೇಶ ನೀಡಲಾದ ಬಳಿಕವೂ ಅವುಗಳಿಂದ ವಿಮುಖನಾಗುವವನಿಗಿಂತ ದೊಡ್ಡ ಅಕ್ರಮಿ ಯಾರಿರಬಹುದು? ಇಂತಹ ಅಪರಾಧಿಗಳಿಂದ ನಾವು ಪ್ರತೀಕಾರ ಪಡೆದೇ ತೀರುವೆವು.

وَمَنْ أَظْلَمُ مِمَّنْ ذُكِّرَ بِآيَاتِ رَبِّهِ
ثُمَّ أَعْرَضَ عَنْهَا إِنَّا مِنَ الْمُجْرِمِينَ
مُنْتَقِمُونَ ﴿٢٢﴾

23. ನಾವು ಇದಕ್ಕೆ ಮುಂಚೆ ಮೂಸಾರಿಗೆ ಗ್ರಂಥ ನೀಡಿದ್ದೇವೆ. ಆದುದರಿಂದ ಅದೇ ವಸ್ತು ಸಿಗುವಾಗ ನಿಮಗೇನೂ ಸಂಶಯ ಉಂಟಾಗಬಾರದು. ಆ ಗ್ರಂಥವನ್ನು ನಾವು ಬನೀಇಸ್ರಾಳುಗಳಿಗೆ ಸನ್ಮಾರ್ಗದರ್ಶಕವಾಗಿ ಮಾಡಿದ್ದೆವು.

وَلَقَدْ آتَيْنَا مُوسَى الْكِتَابَ فَلَا تَكُنْ
فِي مِرْيَةٍ مِّنْ لِّقَائِهِ وَجَعَلْنَاهُ هُدًى
لِّبَنِي إِسْرَائِيلَ ﴿٢٣﴾

24. ಅವರು ತಾಳ್ಮೆ ವಹಿಸಿದಾಗ ಮತ್ತು ನಮ್ಮ ಸೂಕ್ತಗಳನ್ನು ನಂಬುತ್ತಿದ್ದಾಗ ನಾವು ಅವರೊಳಗಿಂದ, ನಮ್ಮ ಆಜ್ಞೆಯಿಂದ ಮಾರ್ಗದರ್ಶನ ಮಾಡುತ್ತಿದ್ದಂತಹ ಮುಂದಾಳುಗಳನ್ನು ಎಬ್ಬಿಸಿದೆವು.

وَجَعَلْنَا مِنْهُمْ آيَاتٍ يَّهْدُونَ بِأَمْرِنَا
لَمَّا صَبَرُوا وَكَانُوا بِآيَاتِنَا يُوقِنُونَ ﴿٢٤﴾

25. (ಬನೀಇಸ್ರಾಳುಲರು) ಪರಸ್ಪರ ಭಿನ್ನಾಭಿಪ್ರಾಯ ತಾಳುತ್ತಾ ಬಂದಿರುವ ವಿಷಯಗಳ ತೀರ್ಮಾನವನ್ನು ಖಂಡಿತವಾಗಿಯೂ ನಿಮ್ಮ ಪ್ರಭುವೇ ಪುನರುತ್ಥಾನದಿನ ಮಾಡುವನು.

إِنَّ رَبَّكَ هُوَ يَفْصِلُ بَيْنَهُمْ يَوْمَ
الْقِيَامَةِ فِيمَا كَانُوا فِيهِ يَخْتَلِفُونَ ﴿٢٥﴾

26. ಇವರಿಗಿಂತ ಮುಂಚೆ ನಾವೆಷ್ಟೋ ಜನಾಂಗಗಳನ್ನು ನಾಶಗೊಳಿಸಿದ್ದೇವೆ. ಅವರು ವಾಸಿಸುತ್ತಿದ್ದ ಸ್ಥಳಗಳಲ್ಲಿ ಈಗ ಇವರು ಸಂಚರಿಸುತ್ತಾರೆ. (ಈ ಐತಿಹಾಸಿಕ ಘಟನೆಗಳಿಂದ) ಇವರಿಗೇನೂ ಮಾರ್ಗದರ್ಶನ ಸಿಗಲಿಲ್ಲವೇ? ಇದರಲ್ಲಿ ದೊಡ್ಡ ನಿದರ್ಶನಗಳಿವೆ. ಇವರಿಗೆ ಕೇಳಿಸುವುದಿಲ್ಲವೇ?

أَوَلَمْ يَهْدِ لَهُمْ كَمَا أَهْلَكْنَا مِنْ قَبْلِهِمْ
مِّنَ الْقُرُونِ يَمْشُونَ فِي مَسْكِنِهِمْ إِنَّ
فِي ذَلِكَ لَآيَاتٍ أَفَلَا يَسْمَعُونَ ﴿٢٦﴾

27. ನಾವು ಒಂದು ಬಂಜರು ಭೂಭಾಗದ ಕಡೆಗೆ ನೀರನ್ನು ಹರಿಸಿ ತರುವುದನ್ನೂ ತರುವಾಯ ಅದೇ ನೆಲದಿಂದ ಇವರ ಜಾನುವಾರುಗಳಿಗೆ ಮೇವು ಸಿಗುವ ಹಾಗೂ ಇವರು ಸ್ವತಃ ಉಣ್ಣುವಂತಹ ಬೆಳೆಯನ್ನು ಬೆಳೆಸುತ್ತಿರುವ ದೃಶ್ಯವನ್ನೂ ಇವರೆಂದೂ ಕಂಡಿಲ್ಲವೇ? ಇವರಿಗೇನೂ ತೋಚುವುದಿಲ್ಲವೇ?

أَوَلَمْ يَرَوْا أَنَّا نَسُوقُ الْمَاءَ إِلَى
الْأَرْضِ الْجُرَيْرِ فَنُحْرِمُهُمْ بِهِ رَارِعًا
تَأْكُلُ مِنْهُ أَنْعَامُهُمْ وَأَنْفُسُهُمْ
أَفَلَا يُبْصِرُونَ ﴿٢٧﴾

28. "ನೀವು ಸತ್ಯವಾದಿಯಾಗಿದ್ದರೆ, ಈ ತೀರ್ಮಾನ ಆಗುವುದು ಯಾವಾಗ?" ಎಂದು ಇವರು ಕೇಳುತ್ತಾರೆ.

وَيَقُولُونَ مَتَى هَذَا الْفَتْحِ إِن
كُنْتُمْ صَادِقِينَ ﴿٢٨﴾


29. "ತೀರ್ಪಿನ ದಿನ ವಿಶ್ವಾಸವಿರುವುದರಿಂದ ಸತ್ಯನಿಷೇಧಿಗಳಿಗೆ ಏನೂ ಪ್ರಯೋಜನವಾಗದು. ಆ ಬಳಿಕ ಅವರಿಗೆ ಸ್ವಲ್ಪವೂ ಕಾಲಾವಕಾಶ ಸಿಗದು" ಎಂದು ಇವರೊಡನೆ ಹೇಳಿರಿ.

قُلْ يَوْمَ الْفَتْحِ لَا يَنْفَعُ الَّذِينَ
كَفَرُوا وَإِيَابَهُمْ وَلَا هُمْ يُنظَرُونَ ﴿٢٩﴾

30. ಸರಿ; ಇವರನ್ನು ಇವರಷ್ಟಕ್ಕೆ ಬಿಟ್ಟು ಬಿಡಿರಿ ಮತ್ತು ಕಾಯುತ್ತಲಿರಿ. ಇವರೂ ಕಾಯುತ್ತಿದ್ದಾರೆ.

فَاعْرِضْ عَنْهُمْ وَاَنْظِرِ لَهُمْ مُنْتَضِرُونَ ﴿٣٠﴾

٣٠
٢٩



(ಅವತೀರ್ಣ - ಮದೀನಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಪೈಗಂಬರರೇ, ಅಲ್ಲಾಹನನ್ನು ಭಯಪಡಿರಿ ಮತ್ತು ಸತ್ಯನಿಷೇಧಿಗಳ ಹಾಗೂ ಕಪಟವಿಶ್ವಾಸಿಗಳ ಅನುಸರಣೆ ಮಾಡಬೇಡಿರಿ. ವಾಸ್ತವದಲ್ಲಿ ಸರ್ವಜ್ಞನೂ ಯುಕ್ತಪೂರ್ಣನೂ ಅಲ್ಲಾಹನೇ ಆಗಿರುತ್ತಾನೆ.
2. ನಿಮ್ಮ ಪ್ರಭುವಿನ ಕಡೆಯಿಂದ ನಿಮಗೆ ನೀಡಲಾಗುತ್ತಿರುವ ಬೋಧನೆಯನ್ನು ಅನುಸರಿಸಿರಿ. ಅಲ್ಲಾಹನು, ನೀವು ಮಾಡುತ್ತಿರುವ ಪ್ರತಿಯೊಂದು ಕಾರ್ಯದ ಅರಿವುಳ್ಳವನಾಗಿದ್ದಾನೆ.
3. ಮತ್ತು ಅಲ್ಲಾಹನ ಮೇಲೆಯೇ ಭರವಸೆಯನ್ನಿಡಿರಿ. ಕಾರ್ಯ ನಿರ್ವಹಕನಾಗಲು ಅಲ್ಲಾಹನೇ ಸಾಕು.
4. ಅಲ್ಲಾಹನು ಯಾವ ಮನುಷ್ಯನ ಶರೀರದೊಳಗೂ ಎರಡು ಹೃದಯಗಳನ್ನಿರಿಸಿಲ್ಲ. ನೀವು 'ಝಹಾರ್' ಮಾಡುವ ನಿಮ್ಮ ಪತ್ನಿಯರನ್ನು ಅವನು ನಿಮ್ಮ ತಾಯಂದಿರನ್ನಾಗಿ ಮಾಡಲೂ ಇಲ್ಲ ಮತ್ತು ಅವನು ನಿಮ್ಮ ದತ್ತುಪುತ್ರರನ್ನು ನಿಮ್ಮ ಸ್ವಂತ ಪುತ್ರರನ್ನಾಗಿ ಮಾಡಿರುವುದೂ ಇಲ್ಲ. ಇವೆಲ್ಲ ನೀವು ನಿಮ್ಮ ಬಾಯಿಯಿಂದ ಹೊರಡಿಸಿ ಬಿಡುವ ಮಾತುಗಳು. ಆದರೆ ಅಲ್ಲಾಹನು ಕೇವಲ ಸತ್ಯವಾದುದನ್ನೇ ಹೇಳುತ್ತಾನೆ. ಅವನೇ ಸನ್ಮಾರ್ಗದ ಕಡೆಗೆ ಮಾರ್ಗದರ್ಶನ ನೀಡುತ್ತಾನೆ.
5. ದತ್ತು ಮಕ್ಕಳನ್ನು ಅವರ ಪಿತರಿಗೆ ಸಂಬಂಧಿಸಿ ಕರೆಯಿರಿ. ಇದು ಅಲ್ಲಾಹನ ಬಳಿ ಹೆಚ್ಚು ನ್ಯಾಯೋಚಿತವಾದ ವಿಷಯವಾಗಿದೆ



بِسْمِ اللَّهِ الرَّحْمَنِ الرَّحِيمِ

يَا أَيُّهَا النَّبِيُّ اتَّقِ اللَّهَ وَلَا تُطِغِ الْكُفْرَينَ
وَالْمُنْفِقِينَ إِنَّ اللَّهَ كَانَ عَلِيمًا حَكِيمًا ۝

وَأْتِيعِ مَا يُوحَىٰ إِلَيْكَ مِنْ رَبِّكَ ۖ
إِنَّ اللَّهَ كَانَ بِمَا تَعْمَلُونَ خَبِيرًا ۝

وَتَوَكَّلْ عَلَى اللَّهِ وَكَفَىٰ بِاللَّهِ وَكِيلًا ۝

مَا جَعَلَ اللَّهُ لِرَجُلٍ مِنْ قَلْبَيْنِ فِي
جَوْفِهِ ۚ وَمَا جَعَلَ أَرْوَاجَكُمْ أَلْفًا
تُظْهِرُونَ مِنْهُنَّ أُمَّهَاتِكُمْ ۚ وَمَا جَعَلَ
أَدْعِيَاءَكُمْ أَبْنَاءَكُمْ ۚ ذَلِكُمْ قَوْلُكُمْ
بِأَفْوَاهِكُمْ ۖ وَاللَّهُ يَقُولُ الْحَقَّ وَهُوَ
يَهْدِي السَّبِيلَ ۝

أَدْعُوهُمْ لِأَبَائِهِمْ هُوَ أَقْسَطُ عِنْدَ
اللَّهِ ۚ فَإِنْ لَمْ تَعْلَمُوا آبَاءَهُمْ فَاخْرُؤْهُمْ

1. 'ಝಹಾರ್' ಎಂದರೆ ಪತ್ನಿಯನ್ನು ತಾಯಿಯಂತೆ ಎಂದು ಸಾರುವುದು.

ಮತ್ತು ನಿಮಗೆ ಅವರ ಪಿತರು ಯಾರೆಂದು ತಿಳಿದಿರದಿದ್ದರೆ ಅವರು ನಿಮ್ಮ ಧರ್ಮ ಸಹೋದರರು ಮತ್ತು ಮಿತ್ರರಾಗಿರುತ್ತಾರೆ. ನೀವು ತಿಳಿಯದೆ ಹೇಳಿ ಬಿಟ್ಟು ಮಾತಿಗಾಗಿ ನಿಮ್ಮ ಮೇಲೇನೂ ದೋಷವಿಲ್ಲ. ಆದರೂ ನೀವು ಉದ್ದೇಶಪೂರ್ವಕವಾಗಿ ಹೇಳಿದ ಮಾತಿನ ಬಗ್ಗೆ ಖಂಡಿತ ದೋಷವಿದೆ. ಅಲ್ಲಾಹನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

فِي الدِّينِ وَمَوَالِيكُمْ وَلَيْسَ عَلَيْكُمْ جُنَاحٌ فِيمَا أَخْطَأْتُمْ بِهِ وَلَا كُنْ مَا تَعَدَّتْ قُلُوبُكُمْ ۖ وَكَانَ اللَّهُ غَفُورًا رَحِيمًا ۝

6. ನಿಶ್ಚಯವಾಗಿಯೂ ಪ್ರವಾದಿಯು ಸತ್ಯವಿಶ್ವಾಸಿಗಳಿಗೆ ಅವರ ಸ್ವಂತ ಅಸ್ತಿತ್ವಕ್ಕಿಂತಲೂ ಪ್ರಧಾನರಾಗಿದ್ದಾರೆ ಮತ್ತು ಪ್ರವಾದಿಯ ಪತ್ನಿಯರು ಅವರ ಮಾತೆಯರಾಗಿದ್ದಾರೆ. ಆದರೆ ದೇವ ಗ್ರಂಥದ ದೃಷ್ಟಿಯಿಂದ ಸಾಮಾನ್ಯ ಸತ್ಯವಿಶ್ವಾಸಿಗಳು ಹಾಗೂ ಮುಹಾಜಿರಿ ಗಿಂತಲೂ ಸಂಬಂಧಿಕರು ಪರಸ್ಪರ ಪಾಲಿಗೆ ಅಧಿಕ ಹಕ್ಕುದಾರರಾಗಿದ್ದಾರೆ. ಆದರೆ, ತಮ್ಮ ಮಿತ್ರರೊಂದಿಗೆ ನೀವೇನಾದರೂ ಒಳಿತು (ಮಾಡಲಿಚ್ಛಿಸುತ್ತೀರಾದರೆ) ಮಾಡಬಹುದು. ಈ ಆಜ್ಞೆಯು ದೇವ ಗ್ರಂಥದಲ್ಲಿ ಬರೆದಿದೆ.

التَّيِّبِ أَوْلَىٰ بِالْمُؤْمِنِينَ مِنْ أَنفُسِهِمْ وَأَزْوَاجُهُ أُمَّهَاتُهُمْ وَأُولُو الْأَرْحَامِ بَعْضُهُمْ أَوْلَىٰ بِبَعْضٍ فِي كِتَابِ اللَّهِ مِنَ الْمُؤْمِنِينَ وَالْمُهَاجِرِينَ إِلَّا أَنْ تَفْعَلُوا إِلَىٰ أَوْلِيَائِكُمْ مَعْرُوفًا كَانَ ذَلِكَ فِي الْكِتَابِ مَسْطُورًا ۝

7. ಮತ್ತು (ಪ್ರೇಮದಿಂದ) ನಾವು ಎಲ್ಲ ಪ್ರವಾದಿಗಳಿಂದ ಪಡೆದಿರುವ ಕರಾರನ್ನು ನೆನಪಿಡಿರಿ. ನಿಮ್ಮಿಂದಲೂ ನೂಹ್, ಇಬ್ರಾಹೀಮ್, ಮೂಸಾ ಮತ್ತು ಮರ್ಯಮ್ ಪುತ್ರ ಈಸಾರಿಂದಲೂ ಎಲ್ಲರಿಂದಲೂ ನಾವು ಬಲವಾದ ಕರಾರನ್ನು ಪಡೆದಿರುತ್ತೇವೆ.²

وَإِذْ أَخَذْنَا مِنَ النَّبِيِّينَ مِيثَاقَهُمْ وَمِنْكَ وَمِنْ نُوحٍ وَإِبْرَاهِيمَ وَمُوسَىٰ وَعِيسَى ابْنِ مَرْيَمَ ۖ وَأَخَذْنَا مِنْهُم مِّيثَاقًا عَلِيمًا ۝

8. (ಇದು, ಅವರ ಪ್ರಭು) ಸತ್ಯಸಂಧರಿಂದ ಅವರ ಸತ್ಯಸಂಧತೆಯ ಕುರಿತು ಪ್ರಶ್ನಿಸಲಿಕ್ಕಾಗಿ (ಆಗಿರುತ್ತದೆ) ಮತ್ತು ಸತ್ಯನಿಷೇಧಿಗಳಿಗಾಗಿ ಅವನು ವೇದನಾಯುಕ್ತ ಯಾತನೆಯನ್ನು ಸಿದ್ಧಪಡಿಸಿಯೇ ಇಟ್ಟಿದ್ದಾನೆ.

لِيَسْأَلَ الضَّالِّينَ عَنْ صِدْقِهِمْ ۚ وَأَعَدَّ لِلْكَافِرِينَ عَذَابًا أَلِيمًا ۝

9. ಸತ್ಯವಿಶ್ವಾಸಿಗಳೇ,³ ಅಲ್ಲಾಹನು(ಇದೀಗ) ನಿಮಗೆ ಮಾಡಿರುವ

يَا أَيُّهَا الَّذِينَ آمَنُوا اذْكُرُوا نِعْمَةَ اللَّهِ

2. ಎಲ್ಲಾ ಪ್ರವಾದಿಗಳಂತೆ ತಮ್ಮಿಂದಲೂ ಅಲ್ಲಾಹನು ದೃಢವಾದ ಪ್ರತಿಜ್ಞೆಯನ್ನು ಪಡೆದಿದ್ದಾನೆ. ಅದನ್ನು ತಾವು ಕಟ್ಟುನಿಟ್ಟಿನಿಂದ ಪಾಲಿಸಬೇಕಾಗಿದೆ ಎಂದು ಈ ಸೂಕ್ತದ ಮೂಲಕ ಅಲ್ಲಾಹನು ಪ್ರವಾದಿವರ್ಯರಿಗೆ(ಸ) ನೆನಪಿಸುತ್ತಿದ್ದಾನೆ. ಪ್ರವಾದಿಗಳು ಅಲ್ಲಾಹನ ಆದೇಶಗಳನ್ನು ಸ್ವತಃ ಪಾಲಿಸುವರು ಹಾಗೂ ಇತರರನ್ನೂ ಪಾಲಿಸುವಂತೆ ಮಾಡುವರು. ಅಲ್ಲಾಹನ ಮಾತುಗಳನ್ನು ಚಾಚೂ ತಪ್ಪದಂತೆ ಜನರಿಗೆ ತಲಪಿಸುವರು. ಅದನ್ನು ಕಾರ್ಯತಃ ಚಾರಿಗೊಳಿಸುವ ಪ್ರಯತ್ನಗಳಲ್ಲಿ ಯಾವ ಚ್ಯುತಿಯನ್ನೂ ಮಾಡಲಾರರು ಎಂಬುದೇ ಈ ಪ್ರತಿಜ್ಞೆಯ ಅರ್ಥವಾಗಿದೆ. ಹಿಂದಿನಿಂದಲೂ ಅನುಸರಿಸಲಾಗಿರುವ ವಾಕ್ಯರಣಿಯನ್ನು ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಪವಿತ್ರ ಕುರ್ಆನಿನ ವಿವಿಧೆಡೆಗಳಲ್ಲಿ ಈ ಪ್ರತಿಜ್ಞೆಯ ಪ್ರಸ್ತಾಪವಿದೆ. ಉದಾ: ಸೂರ: ಅಲ್ ಬಕರ: - 83, ಆಲಿ ಇಮ್ರಾನ್ - 187, ಅಲ್ ಮಾಇದ: - 7, ಅಲ್ ಅಲ್ ರಾಫ್ - 169, 171, ಅಶೂರಾ - 13.

3. ಇಲ್ಲಿಂದ 27ನೆಯ ಸೂಕ್ತದ ಕಡೆಗೆ ಅಹ್‌ರೂಬ್ ಮತ್ತು ಬನೀಕುರೈಬಾ ಮಹಾಯುದ್ಧಗಳ ಬಗ್ಗೆ ಪ್ರಸ್ತಾಪಿಸಲಾಗಿದೆ.

- ಉಪಕಾರವನ್ನು ಸ್ಮರಿಸಿರಿ. ನಿಮ್ಮ ಮೇಲೆ ಸೈನ್ಯಗಳು ಏರಿ ಬಂದಾಗ ನಾವು ಅವರ ಮೇಲೆ ಒಂದು ಬಲವಾದ ಬಿರುಗಾಳಿಯನ್ನು ಕಳುಹಿಸಿದೆವು ಮತ್ತು ನಿಮಗೆ ಕಾಣಿಸದಂತಹ ಸೈನ್ಯಗಳನ್ನು ರವಾನಿಸಿದೆವು.⁴ ನೀವು ಆಗ ಮಾಡುತ್ತಿದ್ದುದನ್ನೆಲ್ಲ ಅಲ್ಲಾಹನು ನೋಡುತ್ತಿದ್ದನು.
10. ಶತ್ರುಗಳು ಮೇಲಿಂದಲೂ ಕೆಳಗಿಂದಲೂ ನಿಮ್ಮ ಮೇಲೆ ಏರಿ ಬಂದಾಗ, ಭಯದಿಂದ ಕಣ್ಣುಗಳು ನಿಶ್ಚಲಗೊಂಡಾಗ, ಹೃದಯಗಳು ಬಾಯಿಗೆ ಬಂದಾಗ ಮತ್ತು ನೀವು ಅಲ್ಲಾಹನ ವಿಷಯದಲ್ಲಿ ತರತರದ ಗುಮಾನಿಗಳನ್ನಿರಿಸಲು ತೊಡಗಿದಾಗ,
11. ಸತ್ಯವಿಶ್ವಾಸಿಗಳು ಚೆನ್ನಾಗಿ ಪರೀಕ್ಷಿಸಲ್ಪಟ್ಟರು ಮತ್ತು ತೀವ್ರವಾಗಿ ನಡುಗಿಸಲ್ಪಟ್ಟರು.
12. ಕಪಟವಿಶ್ವಾಸಿಗಳೂ ಹೃದಯಗಳಲ್ಲಿ ರೋಗವಿದ್ದವರೂ- ಅಲ್ಲಾಹ್ ಮತ್ತು ಅವನ ಪ್ರವಾದಿ ನಮ್ಮೊಡನೆ ಮಾಡಿದ್ದ ವಾಗ್ದಾನಗಳೆಲ್ಲಾ ವಂಚನೆಯೇ ವಿನಾ ಇನ್ನೇನೂ ಅಲ್ಲವೆಂದು ಸ್ಪಷ್ಟವಾಗಿ ಹೇಳುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ.
13. ಅವರಲ್ಲೊಂದು ತಂಡವು, "ಯಸ್ರಿಬ್‌ನವರೇ, ನಿಮಗಿನ್ನು ನಿಲ್ಲುವ ಅವಕಾಶವೇನೂ ಇಲ್ಲ, ಮರಳಿ ಹೋಗಿರಿ" ಎಂದು ಹೇಳಿದಾಗ ಮತ್ತು ಅವರ ಒಂದು ಕೂಟವು, "ನಮ್ಮ ಮನೆಗಳು ಅಪಾಯಕ್ಕೊಳಗಾಗಿವೆ" ಎನ್ನುತ್ತ ತಮ್ಮ ಪ್ರವಾದಿಯಿಂದ ಅನುಮತಿ ಕೇಳತೊಡಗಿದಾಗ, ಅವು ನಿಜವಾಗಿ ಅಪಾಯದಲ್ಲಿರಲಿಲ್ಲ. ವಾಸ್ತವದಲ್ಲಿ ಅವರು (ರಣರಂಗದಿಂದ) ಪರಾರಿಯಾಗಲು ಇಚ್ಛಿಸುತ್ತಿದ್ದರು.
14. ಪಟ್ಟಣದ ಸುತ್ತಮುತ್ತಲಿಂದ ಶತ್ರುಗಳು ನುಗ್ಗಿ ಬರುತ್ತಿದ್ದರೆ ಮತ್ತು ಆ ವೇಳೆ ಇವರಿಗೆ ಪಿತೂರಿಯ ಕರೆ ನೀಡಲಾಗುತ್ತಿದ್ದರೆ ಇವರು ಅದರಲ್ಲಿ ಬೀಳುತ್ತಿದ್ದರು ಮತ್ತು ಪಿತೂರಿಯಲ್ಲಿ ಪಾಲ್ಗೊಳ್ಳಲು ಇವರಿಗೆ ಸ್ವಲ್ಪವೂ ಅಳುಕುಂಟಾಗುತ್ತಿರಲಿಲ್ಲ.
15. ತಾವು ಬೆನ್ನು ತೋರಿಸಲಿಕ್ಕಿಲ್ಲವೆಂದು ಇದಕ್ಕೆ ಮುಂಚೆ ಇವರು
- عَلَيْكُمْ إِذْ جَاءَكُمْ جُنُودٌ فَأَرْسَلْنَا عَلَيْهِمْ رِيحًا وَجُنُودًا لَمْ تَرَوْهَا وَكَانَ اللَّهُ بِمَا تَعْمَلُونَ بَصِيرًا ﴿٩﴾
- إِذْ جَاءَكُمْ مِنْ فَوْقِكُمْ وَمِنْ أَسْفَلَ مِنْكُمْ وَإِذْ زَاغَتِ الْأَبْصَارُ وَبَلَغَتِ الْقُلُوبُ الْحَنَاجِرَ وَتَظُنُّونَ بِاللَّهِ الظُّنُونًا ﴿١٠﴾
- هَذَا لِكِ ابْتِلَى الْمُؤْمِنُونَ وَرُزِلُوا مِنْهَا لَاشِدِيدًا ﴿١١﴾
- وَإِذْ يَقُولُ الْمُبْفِقُونَ وَالَّذِينَ فِي قُلُوبِهِمْ مَقْرَضٌ مَّا وَعَدَنَا اللَّهُ وَرَسُولُهُ إِلَّا غُرُورًا ﴿١٢﴾
- وَإِذْ قَالَت طَّائِفَةٌ مِّنْهُمْ يَا أَهْلَ يَثْرِبَ لَا مُقَامَ لَكُمْ فَارْجِعُوا وَيَسْتَأْذِنُ فَرِيقٌ مِّنْهُمُ النَّبِيَّ يَقُولُونَ إِنَّ بُيُوتَنَا عَوْرَةٌ وَمَا هِيَ بِعَوْرَةٍ إِن يُرِيدُونَ إِلَّا الْفِرَارَ ﴿١٣﴾
- وَكَوْ دَخِلْتَ عَلَيْهِمْ مِنْ أَقْطَارِهَا ثُمَّ سَأَلُوا الْفِتْنَةَ لَا تَوْهَا وَمَا تَكْتَبْتُمْ بِهَا إِلَّا يَسِيرًا ﴿١٤﴾
- وَلَقَدْ كَانُوا عَاهِدُوا لَ اللَّهِ مِنْ قَبْلُ

4. ಅರ್ಥಾತ್- ದೇವಚರರ ಸೈನ್ಯಗಳು.

- ಅಲ್ಲಾಹನೊಡನೆ ಕರಾರು ಮಾಡಿದ್ದರು ಮತ್ತು ಅಲ್ಲಾಹನೊಂದಿಗೆ ಮಾಡಿದ ಕರಾರಿನ ವಿಚಾರಣೆ ನಡೆದೇ ತೀರಲಿಕ್ಕಿತ್ತು.
16. ವೈಗಂಬರರೇ, ಇವರೊಡನೆ ಹೇಳಿರಿ- "ನೀವು ಮರಣ ಅಥವಾ ಹತ್ಯೆಯನ್ನು ಹೆದರಿ ಓಡುವುದಿದ್ದರೆ ನಿಮ್ಮ ಈ ಪಲಾಯನವು ನಿಮಗೇನೂ ಫಲಕಾರಿಯಾಗದು. ಆ ಬಳಿಕ ನಿಮಗೆ ಜೀವನದ ಸುಖವನ್ನು ಅನುಭವಿಸಲು ಅಲ್ಪಕಾಲ ಮಾತ್ರವೇ ಅವಕಾಶ ಸಿಗುವುದು."
17. ಇವರೊಡನೆ ಹೇಳಿರಿ, "ಅಲ್ಲಾಹ್ ನಿಮಗೆ ಹಾನಿಯಂಟು ಮಾಡಲಿಚ್ಛಿಸಿದರೆ ನಿಮ್ಮನ್ನು ಅವನಿಂದ ರಕ್ಷಿಸುವವನಾರು? ಅವನು ನಿಮ್ಮ ಮೇಲೆ ಕರುಣೆ ತೋರ ಬಯಸಿದರೆ, ಅವನ ಕೃಪೆಯನ್ನು ತಡೆಯುವವನಾರು? ಅಲ್ಲಾಹನಿಗೆದುರು ಇವರು ಯಾವ ರಕ್ಷಕ ಮಿತ್ರನನ್ನೂ ಸಹಾಯಕನನ್ನೂ ಪಡೆಯಲಾರರು."
18. ನಿಮ್ಮಲ್ಲಿ (ಯುದ್ಧ ಕಾರ್ಯದಲ್ಲಿ) ತಡೆಗಳನ್ನು ಉಂಟು ಮಾಡುವವರನ್ನು ಅಲ್ಲಾಹನು ಚೆನ್ನಾಗಿ ಬಲ್ಲನು. ಅವರು ತಮ್ಮ ಸಹೋದರರೊಡನೆ, "ನಮ್ಮ ಕಡೆಗೆ ಬನ್ನಿರಿ" ಎನ್ನುತ್ತಾರೆ. ಅವರು ಯುದ್ಧದಲ್ಲಿ ಭಾಗವಹಿಸುವುದಿದ್ದರೂ ಕೇವಲ ನಾಮ ಮಾತ್ರಕ್ಕೆ.
19. ಅವರು ನಿಮಗೆ ಸಹಕಾರ ಕೊಡುವುದರಲ್ಲಿ ಮಹಾ ಜಿಪುಣರು. ಅಪಾಯದ ಸಂದರ್ಭ ಬಂದಾಗ ಅವರು ಸಾಯುವವನಿಗೆ ಮೂರ್ಛೆ ಬರುವಂತೆ ಕಣ್ಣು ಗೊಂಬೆಗಳನ್ನು ತಿರುಗಿಸುತ್ತ ನಿಮ್ಮ ಕಡೆಗೆ ನೋಡುತ್ತಾರೆ. ಆದರೆ ಅಪಾಯ ನೀಗಿದ ಬಳಿಕ ಅದೇ ಜನರು ಲಾಭಗಳ ದುರಾಸೆಯಿಂದ ಹರಿತವಾದ ನಾಲಗೆಯೊಂದಿಗೆ ನಿಮ್ಮನ್ನು ಸ್ವಾಗತಿಸಲು ಬಂದು ಬಿಡುತ್ತಾರೆ. ಅವರು ಎಷ್ಟು ಮಾತ್ರಕ್ಕೂ ಸತ್ಯವಿಶ್ವಾಸವನ್ನು ಸ್ವೀಕರಿಸಲಿಲ್ಲ. ಆದುದರಿಂದಲೇ ಅಲ್ಲಾಹನು ಅವರ ಎಲ್ಲ ಕರ್ಮಗಳನ್ನೂ ನಿರರ್ಥಕಗೊಳಿಸಿ ಬಿಟ್ಟನು. ಹೀಗೆ ಮಾಡುವುದು ಅಲ್ಲಾಹನಿಗೆ ಬಹಳ ಸುಲಭ.
20. ಆಕ್ರಮಣಕಾರರು ಇನ್ನೂ ಹೋಗಿಲ್ಲವೆಂದು ಇವರು ಭಾವಿಸುತ್ತಾರೆ ಮತ್ತು ಅವರು ಪುನಃ ಆಕ್ರಮಣ ನಡೆಸಿ ಬಿಟ್ಟರೆ, ಆ ಸಂದರ್ಭದಲ್ಲಿ ಮರುಭೂಮಿಯಲ್ಲಿ ಎಲ್ಲಾದರೂ ಹಳ್ಳಿಗರ ನಡುವೆ ಇದ್ದುಕೊಂಡು ಅಲ್ಲಿಂದಲೇ ನಿಮ್ಮ ಸ್ಥಿತಿಗತಿಗಳನ್ನು

لَا يُؤْتُونَ الْأَدْبَارَ وَكَانَ عَهْدُ
اللَّهِ مَسْئُورًا ۝

قُلْ لَنْ يَنْفَعَكُمْ الْفِرَارُ إِنْ فَرَرْتُمْ
مِنَ الْمَوْتِ أَوِ الْقَتْلِ وَإِذْ الْأَتْمَعُونَ
إِلَّا قَلِيلًا ۝

قُلْ مَنْ ذَا الَّذِي يَعْصِمُكُمْ مِنَ اللَّهِ
إِنْ أَرَادَ بِكُمْ سُوءًا أَوْ أَرَادَ بِكُمْ
رَحْمَةً ۖ وَلَا يَجِدُونَ لَهُمْ مِنْ دُونِ
اللَّهِ وَلِيًّا وَلَا نَصِيرًا ۝

قَدْ يَعْلَمُ اللَّهُ الْمُعَوِّقِينَ مِنْكُمْ
وَالْقَائِلِينَ لِإِخْوَانِهِمْ هَلُمَّ إِلَيْنَا
وَلَا يَأْتُونَ الْبَأْسَ إِلَّا قَلِيلًا ۝

أَشْحَهٗ عَلَيْهِمْ ۖ وَإِذَا جَاءَ الْخَوْفُ
رَأَيْتَهُمْ يَنْظُرُونَ إِلَيْكَ تَدْوِيرًا أَعْيُنُهُمْ
كَالَّذِي يُغْشَى عَلَيْهِ مِنَ الْمَوْتِ فَإِذَا
ذَهَبَ الْخَوْفُ سَلَفُوكُمْ بِالسِّنَةِ جَدَادٍ
أَشْحَهٗ عَلَى الْخَيْرِ أُولَئِكَ لَمْ يُؤْمِنُوا
فَأَحْبَطَ اللَّهُ أَعْمَالَهُمْ وَكَانَ ذَلِكَ
عَلَى اللَّهِ يَسِيرًا ۝

يَحْسَبُونَ الْأَحْرَابَ لَمْ يَذْهَبُوا
إِنْ يَأْتِ الْأَحْرَابُ يَوَدُّوا لَوْ أَنَّهُمْ
بَادُونَ فِي الْأَعْرَابِ يَسْتَؤْنُونَ عَنْ نُبِيِّكُمْ

ವಿಚಾರಿಸಿಕೊಂಡು ಇರಬಹುದೆಂದು ಅವರಿಗೆ ಅನಿಸುತ್ತದೆ. ಒಂದು ವೇಳೆ ಅವರು ನಿಮ್ಮ ನಡುವಿನಲ್ಲಿದ್ದರೂ ಯುದ್ಧದಲ್ಲಿ ಅತ್ಯಲ್ಪವೇ ಭಾಗವಹಿಸುವರು.

21. ನಿಶ್ಚಯವಾಗಿಯೂ ಅಲ್ಲಾಹನ ಸಂದೇಶವಾಹಕರಲ್ಲಿ ನಿಮಗಾಗಿ ಒಂದು ಅತ್ಯುತ್ತಮ ಮಾದರಿ ಇತ್ತು.⁵ (ಇದು) ಅಲ್ಲಾಹ್ ಹಾಗೂ ಅಂತಿಮ ದಿನವನ್ನು ನಿರೀಕ್ಷಿಸುವವನಿಗೆ ಮತ್ತು ಅಲ್ಲಾಹನನ್ನು ಬಹಳವಾಗಿ ಸ್ಮರಿಸುವವನಿಗೆ.

22. ನಿಜವಾದ ಸತ್ಯವಿಶ್ವಾಸಿಗಳು ಆಕ್ರಮಣಕಾರಿ ಸೇನೆಗಳನ್ನು ಕಂಡಾಗ, "ಅಲ್ಲಾಹ್ ಮತ್ತು ಪೈಗಂಬರರು ನಮಗೆ ವಾಗ್ದಾನ ಮಾಡಿದ್ದು ಇದನ್ನೇ. ಅಲ್ಲಾಹ್ ಮತ್ತು ಅವನ ಸಂದೇಶವಾಹಕರ ಮಾತು ನಿಜವಾಗಿತ್ತು" ಎಂದು ಉದ್ಗರಿಸಿದರು. ಈ ಘಟನೆಯು ಅವರ ವಿಶ್ವಾಸವನ್ನೂ ಅವರ ಸಮರ್ಪಣಾಭಾವವನ್ನೂ ಇನ್ನಷ್ಟು ವರ್ಧಿಸಿ ಬಿಟ್ಟಿತು.

23. ಅಲ್ಲಾಹನೊಡನೆ ಮಾಡಿದ ಕರಾರನ್ನು ನಿಜವೆಂದು ಸಾಧಿಸಿ ತೋರಿಸಿದವರು ಸತ್ಯವಿಶ್ವಾಸ ಸ್ವೀಕಾರ ಮಾಡಿದವರಲ್ಲಿದ್ದಾರೆ. ಅವರಲ್ಲಿ ಕೆಲವರು ತಮ್ಮ ಪ್ರತಿಜ್ಞೆಯನ್ನು ಪೂರ್ಣ ಗೊಳಿಸಿದರು. ಇನ್ನು ಕೆಲವರು ಸಮಯ ಕಾಯುತ್ತಿದ್ದಾರೆ. ಅವರು ತಮ್ಮ ನಿಲುವೆಯಲ್ಲಿ ಏನೂ ಬದಲಾವಣೆ ಮಾಡಲಿಲ್ಲ.

24. ಅಲ್ಲಾಹ್ ಸತ್ಯಸಂಧರಿಗೆ ಅವರ ಸತ್ಯಸಂಧತೆಯ ಸತ್ಪಲ ನೀಡುವಂತಾಗಲಿಕ್ಕೂ ತಾನಿಚ್ಛಿಸಿದರೆ ಕಪಟವಿಶ್ವಾಸಿಗಳನ್ನು ಶಿಕ್ಷಿಸಲಿಕ್ಕೂ ಅಥವಾ ಅವರ ಪಶ್ಚಾತ್ತಾಪವನ್ನು ಸ್ವೀಕರಿಸಲಿಕ್ಕೂ (ಹೀಗೆಲ್ಲ ಆಯಿತು). ನಿಶ್ಚಯವಾಗಿಯೂ ಅಲ್ಲಾಹ್ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

25. ಅಲ್ಲಾಹನು ಸತ್ಯನಿಷೇಧಕರ ಮುಖ ತಿರುಗಿಸಿ ಬಿಟ್ಟನು. ಅವರು ಏನೂ ಪ್ರಯೋಜನ ಪಡೆಯದೆ ತಮ್ಮ ಹೃದಯ ಬೇಗುದಿಯೊಂದಿಗೆ ಹಾಗೆಯೇ ಮರಳಿ ಹೋದರು. ಸತ್ಯವಿಶ್ವಾಸಿಗಳ ಕಡೆಯಿಂದ ಯುದ್ಧ ಮಾಡಲು ಅಲ್ಲಾಹನೇ ಸಾಕಾದನು. ಅಲ್ಲಾಹ್ ಪ್ರಬಲನೂ ಅಜೇಯನೂ ಆಗಿರುತ್ತಾನೆ.

5. ಅತ್ಯುತ್ತಮ ಮಾದರಿ ಇದೆ ಎಂದೂ ಇದನ್ನು ಭಾಷಾಂತರಿಸಬಹುದು.

وَكُوكُنُوا فِيكُمْ مَا قَاتَلُوا إِلَّا قَلِيلًا ۝

لَقَدْ كَانَ لَكُمْ فِي رَسُولِ اللَّهِ أُسْوَةٌ
حَسَنَةٌ لِّمَن كَانَ يَرْجُوا اللَّهَ وَالْيَوْمَ
الْآخِرَ وَذَكَرَ اللَّهَ كَثِيرًا ۝

وَلَمَّا رَأَى الْمُؤْمِنُونَ الْإِحْرَابَ قَالَُوا
هَذَا مَا وَعَدَنَا اللَّهُ وَرَسُولُهُ وَصَدَقَ
اللَّهُ وَرَسُولُهُ ۚ وَمَا زَادَهُمْ إِلَّا
إِيمَانًا وَتَسْلِيمًا ۝

مِنَ الْمُؤْمِنِينَ رَجَالٌ صَدَقُوا مَا
عَاهَدُوا اللَّهَ عَلَيْهِ فَمِنْهُمْ مَن قَضَىٰ
نَحْبَهُ وَمِنْهُمْ مَن يَنتَظِرُ ۚ وَمَا
بَدَّلُوا تَبْدِيلًا ۝

لِيَجْزِيَ اللَّهُ الصَّادِقِينَ بِصِدْقِهِمْ
وَيُعَذِّبَ الْمُنْفِقِينَ إِن شَاءَ أَوْ يَتُوبَ
عَلَيْهِمْ ۚ إِنَّ اللَّهَ كَانَ غَفُورًا رَّحِيمًا ۝

وَرَدَّ اللَّهُ الَّذِينَ كَفَرُوا بِغَيْظِهِمْ لَمْ
يَنَالُوا حَيْرَاتٍ ۗ وَكَفَى اللَّهُ الْمُؤْمِنِينَ
الْقِتَالَ ۗ وَكَانَ اللَّهُ قَوِيًّا عَزِيمًا ۝

26. ಗ್ರಂಥದವರಲ್ಲಿ ಈ ಆಕ್ರಮಣಕಾರರಿಗೆ ನೆರವಾದವರನ್ನು⁶ ಅಲ್ಲಾಹ್ ಅವರ ಕೋಟೆಗಳಿಂದ ಇಳಿಸಿ ತಂದನು ಮತ್ತು ಅವರ ಹೃದಯಗಳಲ್ಲಿ ಎಂತಹ ಭೀತಿಯನ್ನಿರಿಸಿ ಬಿಟ್ಟನೆಂದರೆ, ಅವರ ಒಂದು ಗುಂಪನ್ನು ನೀವು ವಧಿಸುತ್ತಿರುವಿರಿ ಮತ್ತು ಇನ್ನೊಂದು ಗುಂಪನ್ನು ಸೆರೆ ಹಿಡಿಯುತ್ತಿರುವಿರಿ.

وَ أَنْزَلَ الَّذِينَ ظَاهَرُوهُمْ مِنْ أَهْلِ
الْكِتَابِ مِنْ صَيَاصِيهِمْ وَقَذَفَ فِي
قُلُوبِهِمُ الرُّعْبَ فَرِيْقًا تَقْتُلُونَ
وَتَأْسِرُونَ فَرِيْقًا ﴿٦﴾

27. ಅವನು ನಿಮ್ಮನ್ನು ಅವರ ಭೂಮಿಯ, ಅವರ ಮನೆಗಳ ಮತ್ತು ಅವರ ಸಂಪತ್ತಿನ ಉತ್ತರಾಧಿಕಾರಿಗಳಾಗಿ ಮಾಡಿ ಬಿಟ್ಟನು. ನೀವೆಂದೂ ಕಾಲಿಟ್ಟಿರದ ಪ್ರದೇಶವನ್ನು ಅವನು ನಿಮಗೆ ಕೊಟ್ಟನು. ಅಲ್ಲಾಹನು ಸಕಲ ವಿಷಯಗಳ ಸಾಮರ್ಥ್ಯವುಳ್ಳವನು.

وَ أَوْرَثَكُمْ أَرْضَهُمْ وَ دِيَارَهُمْ وَ
أَمْوَالَهُمْ وَ أَرْضًا لَمْ تَطَّوُّهَا وَ كَانَ
اللَّهُ عَلَى كُلِّ شَيْءٍ قَدِيرًا ﴿٧﴾

28. ಪೈಗಂಬರರೇ, ನಿಮ್ಮ ಪತ್ನಿಯರೊಡನೆ ಹೇಳಿರಿ- "ನೀವು ಈ ಲೋಕ ಮತ್ತು ಇದರ ವೈಭವಗಳನ್ನು ಇಚ್ಛಿಸುತ್ತೀರಾದರೆ- ಬನ್ನಿರಿ, ನಾನು ನಿಮಗೇನಾದರೂ ಕೊಡಿಸಿ ನಿಮ್ಮನ್ನು ಉತ್ತಮ ರೀತಿಯಲ್ಲಿ ಬೀಳ್ಕೊಡುತ್ತೇನೆ⁷.

يَا أَيُّهَا النَّبِيُّ قُلْ لِمَنْ أَرَادَ أَنْ
تُرِدْنَ الْحَيَاةَ الدُّنْيَا وَ زَيَّنَّتْهَا
فَتَعَالَيْنَ أُمَتِّعَنَّ وَ أُسَرِّحَنَّ
سَرَاحًا جَمِيلًا ﴿٨﴾

29. ಮತ್ತು ನೀವು ಅಲ್ಲಾಹ್, ಅವನ ಸಂದೇಶವಾಹಕರು ಮತ್ತು ಪರಲೋಕದ ಬೀಡನ್ನು ಇಚ್ಛಿಸುತ್ತೀರಾದರೆ, ನಿಮ್ಮಲ್ಲಿ ಸಜ್ಜನ ರಾಗಿರುವವರಿಗೆ ಅಲ್ಲಾಹ್ ದೊಡ್ಡ ಸತ್ಕೃಪೆಯನ್ನು ಸಿದ್ಧಗೊಳಿಸಿಟ್ಟಿರುತ್ತಾನೆಂಬುದನ್ನು ತಿಳಿದುಕೊಳ್ಳಿರಿ."

وَ إِنْ كُنْتُمْ تُرِدْنَ اللَّهَ وَ رَسُولَهُ
وَ الدَّارَ الْآخِرَةَ فَإِنَّ اللَّهَ أَعَدَّ
لِلْمُحْسِنَاتِ مِنْكُمْ أَجْرًا عَظِيمًا ﴿٩﴾

30. ಪೈಗಂಬರರ ಪತ್ನಿಯರೇ, ನಿಮ್ಮಲ್ಲಿ ವ್ಯಕ್ತವಾದ ಅಶ್ಲೀಲ ಕಾರ್ಯವೆಸಗುವವಳಿಗೆ ಇಮ್ಮಡಿ ಯಾತನೆ ಕೊಡಲಾಗುವುದು.⁸ ಇದು ಅಲ್ಲಾಹನಿಗೆ ಅತಿ ಸುಲಭವಾದ ಕೆಲಸ.

يُنْسَاءَ النَّبِيِّ مَنْ يَأْتِ مِنْكُنَّ
بِفَاحِشَةٍ مُبِينَةٍ يُضَعَّفُ لَهَا الْعَذَابُ
ضِعْفَيْنِ وَ كَانَ ذَلِكَ عَلَى اللَّهِ يَسِيرًا ﴿١٠﴾

31. *ಅದಲ್ಲದೆ ಅಲ್ಲಾಹ್ ಮತ್ತು ಅವನ ಸಂದೇಶವಾಹಕರ ಅನುಸರಣೆ ಮಾಡುವವಳಿಗೆ ಮತ್ತು ಸತ್ಕರ್ಮವೆಸಗುವವಳಿಗೆ ನಾವು ಇಮ್ಮಡಿ ಸತ್ಕೃಪೆಯನ್ನು ನೀಡುವೆವು. ನಾವು ಅವಳಿಗಾಗಿ ಗೌರವಪೂರ್ಣ ಜೀವನಾಧಾರವನ್ನು ಸಿದ್ಧಗೊಳಿಸಿಟ್ಟಿದ್ದೇವೆ.

وَ مَنْ يُقِنْتُ مِنْكُنَّ لِلَّهِ وَ رَسُولِهِ وَ
تَعَمَلْ صَالِحًا نُؤْتِيهَا أَجْرَهَا مَرَّتَيْنِ
وَ أَعْتَدْنَا لَهَا رِزْقًا كَرِيمًا ﴿١١﴾

6. ಅರ್ಥಾತ್- ಕುರೈಶ್ ಗೋತ್ರದ ಯಹೂದಿಯರು.

7. ಪ್ರವಾದಿವರ್ಯರ(ಸ) ಮನೆಯಲ್ಲಿ ಒಪ್ಪೊತ್ತಿನ ಊಟಕ್ಕೂ ಕಷ್ಟವಾಗಿದ್ದ ಮತ್ತು ಪ್ರವಾದಿವರ್ಯರ(ಸ) ಪತ್ನಿಯರು ಕಂಗಾಲಾಗಿದ್ದ ಕಾಲದಲ್ಲಿ ಈ ಸೂಕ್ತ ಅವತೀರ್ಣಗೊಂಡಿತ್ತು.

8. ಪ್ರವಾದಿವರ್ಯರ(ಸ) ಪತ್ನಿಯರ ಬಗ್ಗೆ ಯಾವುದೇ ಅಶ್ಲೀಲ ಕೆಲಸದ ಸಂಶಯವಿತ್ತೆಂಬುದು ಈ ಸೂಕ್ತದ ಅರ್ಥವಲ್ಲ (ಶಾಂತಂ ಪಾಪಂ). ನೀವು ಸಮಸ್ತ ಸಮುದಾಯದ ಮಾತೆಯರಾಗಿದ್ದೀರಿ. ಆದ್ದರಿಂದ ನಿಮ್ಮ ಘನತೆಗೆ ತಕ್ಕದಲ್ಲದ ಯಾವುದೇ ಕೆಲಸವನ್ನು ಮಾಡದಿರಿ ಎಂಬ ಪ್ರಜ್ಞೆಯನ್ನು ಮೂಡಿಸುವುದೇ ಇದರ ಉದ್ದೇಶ.

*ಇಲ್ಲಿಂದ 22ನೇ ಕಾಂಡ ಆರಂಭ.

32. ಪೈಗಂಬರರ ಪತ್ನಿಯರೇ, ನೀವು ಸಾಮಾನ್ಯ ಸ್ತ್ರೀಯರಂತಲ್ಲ. ನೀವು ಅಲ್ಲಾಹನನ್ನು ಭಯಪಡುವವರಾಗಿದ್ದರೆ ಮಾನಸಿಕ ಕೇಡಿ ಗೊಳಗಾದ ವ್ಯಕ್ತಿಯು ಪ್ರಲೋಭನಕ್ಕೊಳಗಾಗಿ ಬಿಡುವ ರೀತಿಯಲ್ಲಿ ಮೋಹಕ ದನಿಯಲ್ಲಿ ಮಾತಾಡಬೇಡಿರಿ. ನಿಖರವಾಗಿ ಮಾತಾಡಿರಿ.

33. ನಿಮ್ಮ ಮನೆಗಳಲ್ಲೇ ಇದ್ದುಕೊಳ್ಳಿರಿ. ಗತ ಅಜ್ಞಾನ ಕಾಲದಂತಹ ಸೌಂದರ್ಯ ಪ್ರದರ್ಶನ ಮಾಡುತ್ತ ತಿರುಗಾಡಬೇಡಿರಿ. ನಮಾಝನ್ನು ಸಂಸ್ಥಾಪಿಸಿರಿ, ಝಕಾತ್ ಕೊಡಿರಿ, ಅಲ್ಲಾಹ್ ಮತ್ತು ಅವನ ರಸೂಲನ್ನು ಅನುಸರಿಸಿರಿ. ರಸೂಲರ ಮನೆಯವರಾದ ನಿಮ್ಮಿಂದ ಮಾಲಿನ್ಯವನ್ನು ದೂರೀಕರಿಸಿ ನಿಮ್ಮನ್ನು ಸಂಪೂರ್ಣವಾಗಿ ಶುದ್ಧಿಗೊಳಿಸಲು ಅಲ್ಲಾಹ್ ಇಚ್ಛಿಸುತ್ತಾನೆ.

34. ನಿಮ್ಮ ಮನೆಗಳಲ್ಲಿ ಓದಿ ಹೇಳಲಾಗುತ್ತಿರುವ ಅಲ್ಲಾಹನ ಸೂಕ್ತಗಳನ್ನೂ ಯುಕ್ತಿಪೂರ್ಣ ಮಾತುಗಳನ್ನೂ ಚೆನ್ನಾಗಿ ನೆನಪಿಡಿರಿ. ನಿಶ್ಚಯವಾಗಿಯೂ ಅಲ್ಲಾಹ್ ಸೂಕ್ಷ್ಮಜ್ಞನೂ ವಿವರಪೂರ್ಣನೂ ಆಗಿರುತ್ತಾನೆ.⁹

35. ನಿಶ್ಚಯವಾಗಿಯೂ ಮುಸ್ಲಿಮರೂ ಸತ್ಯವಿಶ್ವಾಸಿಗಳೂ ಆಜ್ಞಾಪಾಲಕರೂ ಸತ್ಯಸಂಧರೂ ಸಹನಶೀಲರೂ ವಿನಮ್ರರೂ ದಾನಶೀಲರೂ ಉಪವಾಸ ವ್ರತವನ್ನಾಚರಿಸುವವರೂ ತಮ್ಮ ಗುಪ್ತಾಂಗಗಳ ರಕ್ಷಣೆ ಮಾಡಿಕೊಳ್ಳುವವರೂ ಅಲ್ಲಾಹನನ್ನು ಅತ್ಯಧಿಕವಾಗಿ ಸ್ಮರಿಸುವವರೂ ಆದ ಎಲ್ಲಾ ಪುರುಷರು ಮತ್ತು ಸ್ತ್ರೀಯರಿಗೆ ಅಲ್ಲಾಹನು ಕ್ಷಮೆ ಮತ್ತು ಅತಿ ದೊಡ್ಡ ಸತ್ಕಲವನ್ನು ಸಿದ್ಧಗೊಳಿಸಿಟ್ಟಿದ್ದಾನೆ.

36. ಅಲ್ಲಾಹ್ ಮತ್ತು ಅವನ ಸಂದೇಶವಾಹಕರು ಯಾವುದಾದರೊಂದು ವಿಷಯದ ತೀರ್ಮಾನ ಮಾಡಿಬಿಟ್ಟರೆ ಆ ವಿಷಯದಲ್ಲಿ ಸ್ವತಃ ತೀರ್ಮಾನ ಕೈಗೊಳ್ಳುವ ಹಕ್ಕು (ಸತ್ಯವಿಶ್ವಾಸಿಗಳಾದ) ಯಾವ ಸ್ತ್ರೀ-ಪುರುಷರಿಗೂ ಇಲ್ಲ. ಯಾರಾದರೂ ಅಲ್ಲಾಹ್ ಮತ್ತು ಅವನ ಸಂದೇಶವಾಹಕರ ಆಜ್ಞೋಲ್ಲಂಘನೆ ಮಾಡಿದರೆ, ಅವನು ಸುವ್ಯಕ್ತ ಪಥಭ್ರಷ್ಟತೆಯಲ್ಲಿ ಬಿದ್ದುಬಿಟ್ಟನು.

يُنِسَاءَ النَّبِيِّ لَسْتِنَّ كَأَحَدٍ مِنَ
النِّسَاءِ إِنْ اتَّقَيْتُنَّ فَلَا تَحْضَعْنَ
بِالْقَوْلِ فَيَطْمَعَ الَّذِي فِي قَلْبِهِ
مَرَضٌ وَقُلْنَ قَوْلًا مَعْرُوفًا ﴿٣٢﴾
وَقَرْنَ فِي بُيُوتِكُنَّ وَلَا تَبَرَّجْنَ
تَبَرُّجَ الْجَاهِلِيَّةِ الْأُولَىٰ وَأَقِمْنَ الصَّلَاةَ
وَآتِينَ الزَّكَاةَ وَأَطِعْنَ اللَّهَ وَرَسُولَهُ
إِنَّمَا يُرِيدُ اللَّهُ لِيُذْهِبَ عَنْكُمُ
الرِّجْسَ أَهْلَ الْبَيْتِ وَيُطَهِّرَكُمْ تَطْهِيرًا ﴿٣٣﴾
وَإِذْ كُنَّ مَا يُتْلَىٰ فِي بُيُوتِكُنَّ مِنْ
آيَاتِ اللَّهِ وَالْحِكْمَةِ إِنَّ اللَّهَ كَانَ
لَطِيفًا خَبِيرًا ﴿٣٤﴾

إِنَّ الْمُسْلِمِينَ وَالْمُسْلِمَاتِ وَالْمُؤْمِنِينَ
وَالْمُؤْمِنَاتِ وَالْقَنَاتِ وَالْقَنَاتِ
الصَّادِقِينَ وَالصَّادِقَاتِ وَالصَّابِرِينَ
وَالصَّابِرَاتِ وَالْخَشِيعِينَ وَالْخَشِيعَاتِ
وَالْمُتَصَدِّقِينَ وَالْمُتَصَدِّقَاتِ وَالصَّابِرِينَ
وَالصَّابِرَاتِ وَالْحَفِظِينَ فُرُوجَهُمْ
وَالْحَفِظَاتِ وَالذَّاكِرِينَ اللَّهَ كَثِيرًا
وَالذَّاكِرَاتِ لَأَعَدَّ اللَّهُ لَهُمْ مَغْفِرَةً
وَ أَجْرًا عَظِيمًا ﴿٣٥﴾

وَ مَا كَانَ لِمُؤْمِنٍ وَلَا مُؤْمِنَةٍ
إِذَا قَضَى اللَّهُ وَرَسُولُهُ أَمْرًا أَنْ
يَكُونَ لَهُمُ الْخِيَرَةُ مِنْ أَمْرِهِمْ
وَمَنْ يَعْصِ اللَّهَ وَرَسُولَهُ فَقَدْ
صَلَّىٰ صَلًّا مُبِينًا ﴿٣٦﴾

9. ಅರ್ಥಾತ್- ಅತ್ಯಂತ ಗೌಪ್ಯವಾದ ವಿಷಯಗಳನ್ನೂ ಬಲ್ಲವನು.

37. ಪೈಗಂಬರರೇ, ಅಲ್ಲಾಹನೂ ನೀವೂ ಯಾರಿಗೆ ಉಪಕಾರ ಮಾಡಿದ್ದಿರೋ ಆ ವ್ಯಕ್ತಿಯೊಡನೆ ನೀವು, "ನಿನ್ನ ಪತ್ನಿಯನ್ನು ಬಿಡಬೇಡ ಮತ್ತು ಅಲ್ಲಾಹನನ್ನು ಭಯಪಡು" ಎಂದು ಹೇಳುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ.¹⁰ ಆ ವೇಳೆ ಅಲ್ಲಾಹ್ ಬಹಿರಂಗ ಗೊಳಿಸಲು ಇಚ್ಛಿಸಿದ್ದ ವಿಷಯವನ್ನು ನೀವು ನಿಮ್ಮ ಹೃದಯ ದೊಳಗೆ ಬಚ್ಚಿಟ್ಟಿದ್ದಿರಿ. ನೀವು ಜನರಿಗೆ ಹೆದರುತ್ತಿದ್ದಿರಿ. ನಿಜವಾಗಿ ಭಯಪಡಲು ಅಲ್ಲಾಹನು ಅಧಿಕ ಹಕ್ಕುದಾರನಾಗಿದ್ದಾನೆ.¹¹ ತರುವಾಯ ರೈಬ್ ಅವಳಿಂದ ತನ್ನ ಅಪೇಕ್ಷೆಯನ್ನು ಪೂರ್ತಿಗೊಳಿಸಿ ಕೊಂಡ ಬಳಿಕ¹² ನಾವು ಅವಳ ವಿವಾಹವನ್ನು ನಿಮ್ಮೊಂದಿಗೆ ಮಾಡಿದವು. (ಇದು) ದತ್ತುಪುತ್ರರು ತಮ್ಮ ಪತ್ನಿಯರೊಂದಿಗೆ ತಮ್ಮ ಅಪೇಕ್ಷೆ ಪೂರ್ತಿಗೊಳಿಸಿ ಕೊಂಡ ಬಳಿಕ ಅವರ (ವಿಚ್ಛೇದಿತೆಯರ) ವಿಷಯದಲ್ಲಿ ಸತ್ಯವಿಶ್ವಾಸಿಗಳಿಗೆ ಯಾವುದೇ ಅಡಚಣೆ ಇಲ್ಲದಂತಾಗಲಿಕ್ಕಾಗಿ (ಆಗಿದೆ). ಅಲ್ಲಾಹನ ಆಜ್ಞೆಯಂತೆ ಜಾರಿಗೆ ಬಂದೇ ತೀರಬೇಕಿತ್ತು.

وَإِذْ تَقُولُ لِلَّذِي أَنْعَمَ اللَّهُ عَلَيْهِ
وَ أَنْعَمْتَ عَلَيْهِ أَمْسِكْ عَلَيْكَ زَوْجَكَ
وَ اتَّقِ اللَّهَ وَ تَخَفْنِي فِي نَفْسِكَ مَا اللَّهُ
مُبْدِيهِ وَ تَخْشَى النَّاسَ وَ اللَّهُ أَحَقُّ
أَنْ تَخْشَاهُ طَلَبْنَا قَطِي رِيْدُ مِنْهَا
وَ طَرًّا زَوَّجْنَاكَهَا لِيَكُنْ لَا يَكُونُ عَلَى
الْمُؤْمِنِينَ حَرَجٌ فِي أَرْوَاحِ أَدْعِيَائِهِمْ
إِذَا قَضَوْا مِنْهُنَّ وَ طَرًّا وَ كَانَ
أَمْرُ اللَّهِ مَفْعُولًا ﴿١٠﴾

38. ಅಲ್ಲಾಹನು ಪ್ರವಾದಿಗಾಗಿ ನಿಶ್ಚಯಿಸಿ ಬಿಟ್ಟಿರುವಂತಹ ಕಾರ್ಯದಲ್ಲಿ ಪ್ರವಾದಿಗೆ ಯಾವ ಅಡಚಣೆಯೂ ಇಲ್ಲ. ಅಲ್ಲಾಹನ ಇದೇ ನಿಯಮವು ಹಿಂದೆ ಗತಿಸಿ ಹೋಗಿದ್ದ ಪ್ರವಾದಿಗಳ ವಿಷಯದಲ್ಲೂ ಜಾರಿಯಲ್ಲಿತ್ತು. ಅಲ್ಲಾಹನ ಆಜ್ಞೆಯು ಒಂದು ಖಚಿತವಾಗಿ ನಿರ್ಧರಿಸಿದ ತೀರ್ಪಾಗಿರುತ್ತದೆ.

مَا كَانَ عَلَى النَّبِيِّ مِنْ حَرَجٍ فِيمَا
فَرَضَ اللَّهُ لَهُ سُنَّةَ اللَّهِ فِي الَّذِينَ
خَلَوْا مِنْ قَبْلُ وَ كَانَ أَمْرُ اللَّهِ
قَدَرًا مَقْدُورًا ﴿١١﴾

39. ಅಲ್ಲಾಹನ ಸಂದೇಶಗಳನ್ನು ತಲುಪಿಸುವ ಅವನನ್ನೇ ಭಯಪಡುವ ಮತ್ತು ಒಬ್ಬ ದೇವನ ಹೊರತು ಯಾರನ್ನೂ ಭಯಪಡದವರಿಗೆ (ಇರುವ, ಅಲ್ಲಾಹನ ನಿಯಮವಿದು) ಮತ್ತು ವಿಚಾರಣೆ ನಡೆಸಲು ಅಲ್ಲಾಹನೇ ಸಾಕು.

الَّذِينَ يَبْلُغُونَ رِسَالَاتِ اللَّهِ وَيَخْشَوْنَهُ
وَ لَا يَخْشَوْنَ أَحَدًا إِلَّا اللَّهَ وَ كَفَى
بِاللَّهِ حَسِيبًا ﴿١٢﴾

10. ಆ ವ್ಯಕ್ತಿಯೆಂದರೆ ಹ. ರೈಬ್ ಬಿನ್ ಹಾರಿಸ್(ರ). ಅವರು ಪ್ರವಾದಿವರ್ಯರು(ಸ) ಸ್ವತಂತ್ರ ಗೊಳಿಸಿದ ಗುಲಾಮ ಮತ್ತು ಅವರ ದತ್ತು ಪುತ್ರರಾಗಿದ್ದರು. ಅವರ ಪತ್ನಿಯೆಂದರೆ ಪ್ರವಾದಿವರ್ಯರು(ಸ) ಸೋದರತೆಯ ಮಗಳಾದ ಹ. ರೈಬ್(ರ). ಪ್ರವಾದಿವರ್ಯರು(ಸ) ಅವರನ್ನು ಹ. ರೈಬ್(ರ) ಜತೆ ವಿವಾಹ ಮಾಡಿಸಿದ್ದರು. ಆದರೆ ಅವರಿಬ್ಬರ ನಡುವೆ ಹೊಂದಾಣಿಕೆಯಾಗುತ್ತಿರಲಿಲ್ಲ. ಹ. ರೈಬ್(ರ) ಅವರಿಗೆ ವಿವಾಹ ವಿಚ್ಛೇದನ ಕೊಡಲು ಸನ್ನದ್ಧರಾಗಿದ್ದರು.

11. ಅರ್ಥಾತ್- ಹ. ರೈಬ್(ರ), ಹ. ರೈಬ್(ರ) ತಲಾಕ್ ನೀಡಿದಾಗ ಪ್ರವಾದಿವರ್ಯರು(ಸ) ಸ್ವತಃ ಅವರನ್ನು ವಿವಾಹವಾಗಿ, ದತ್ತು ಪುತ್ರನನ್ನು ನಿಜವಾದ ಪುತ್ರನೆಂದೇ ಭಾವಿಸಲಾಗುತ್ತಿದ್ದ ಅರೇಬಿಯಾದ ಪುರಾತನ ಸಂಪ್ರದಾಯವನ್ನು ಮುರಿಯಬೇಕೆಂಬುದು ಅಲ್ಲಾಹನ ಇಚ್ಛೆಯಾಗಿತ್ತು. ಆದರೆ ಈ ಬಗ್ಗೆ ಅರಬ್ ನಿವಾಸಿಗಳು ತೀವ್ರ ಟೀಕೆಗಳನ್ನು ಮಾಡುವರೆಂಬ ಆಶಂಕೆಯಿಂದ ಪ್ರವಾದಿವರ್ಯರು(ಸ) ಈ ಪರೀಕ್ಷೆಯಿಂದ ದೂರ ಉಳಿಯಬಯಸಿದ್ದರು. ಆದ್ದರಿಂದ ರೈಬ್ ತಮ್ಮ ಪತ್ನಿಗೆ ತಲಾಕ್ ಕೊಡದಂತೆ ಪ್ರವಾದಿವರ್ಯರು(ಸ) ಪ್ರಯತ್ನಿಸಿದರು.

12. ಅರ್ಥಾತ್- ತಲಾಕ್ ಕೊಡುವ ತಮ್ಮ ಬಯಕೆಯನ್ನು ಈಡೇರಿಸಿದರು. ಹೀಗೆ ವಿಚ್ಛೇದಿತ ಪತ್ನಿಗೂ ಅವರಿಗೂ ಯಾವುದೇ ಸಂಬಂಧ ಇಲ್ಲದಂತಾಯಿತು.

40. (ಜನರೇ) ಮುಹಮ್ಮದ್‌ರು ನಿಮ್ಮ ಪುರುಷರ ಪೈಕಿ ಯಾರದೇ ತಂದೆಯಲ್ಲ. ವಾಸ್ತವದಲ್ಲಿ ಅವರು ಅಲ್ಲಾಹನ ಸಂದೇಶವಾಹಕರು ಮತ್ತು ಪ್ರವಾದಿಗಳಲ್ಲಿ ಕೊನೆಯವರಾಗಿರುತ್ತಾರೆ. ಅಲ್ಲಾಹನು ಸಕಲ ವಸ್ತುಗಳ ಪರಿಚ್ಛಾನವುಳ್ಳವನು.¹³

41. ಸತ್ಯವಿಶ್ವಾಸಿಗಳೇ, ಅಲ್ಲಾಹನನ್ನು ಬಹಳವಾಗಿ ಸ್ಮರಿಸಿರಿ-

42. ಮತ್ತು ಬೆಳಗು ಬೈಗುಗಳಲ್ಲಿ ಅವನ ಗುಣಗಾನ ಮಾಡುತ್ತಿರಿ.

43. ಅವನೇ ನಿಮ್ಮ ಮೇಲೆ ಕೃಪೆ ತೋರುವವನು ಮತ್ತು ಅವನು ನಿಮ್ಮನ್ನು ಅಂಧಕಾರಗಳಿಂದ ಪ್ರಕಾಶದ ಕಡೆಗೆ ತರುವಂತೆ ಅವನ ದೇವಚರರು ನಿಮಗಾಗಿ ಕೃಪಾ ಪ್ರಾರ್ಥನೆ ಮಾಡುತ್ತಾರೆ. ಅವನು ಸತ್ಯವಿಶ್ವಾಸಿಗಳ ಮೇಲೆ ತುಂಬಾ ಕರುಣೆಯುಳ್ಳವನು.

44. ಅವನನ್ನು ಅವರು ಭೇಟಿಯಾಗುವ ದಿನ ಅವರನ್ನು 'ಸಲಾಮ್' ನೊಂದಿಗೆ ಸ್ವಾಗತಿಸಲಾಗುವುದು ಮತ್ತು ಅಲ್ಲಾಹನು ಅವರಿಗಾಗಿ ಅತ್ಯಂತ ಗೌರವಪೂರ್ಣ ಸತ್ಕೃಪೆಯನ್ನು ಸಿದ್ಧಗೊಳಿಸಿಟ್ಟಿದ್ದಾನೆ.

45. ಪೈಗಂಬರರೇ, ನಾವು ನಿಮ್ಮನ್ನು ಸಾಕ್ಷಿದಾರರಾಗಿಯೂ ಸುವಾರ್ತೆ ಮತ್ತು ಎಚ್ಚರಿಕೆ ನೀಡುವವರಾಗಿಯೂ-

46. ಅಲ್ಲಾಹನ ಅನುಮತಿಯಿಂದ ಅವನ ಕಡೆಗೆ ಕರೆ ನೀಡುವವರಾಗಿಯೂ ಪ್ರಕಾಶಮಯ ಜ್ಯೋತಿಯಾಗಿಯೂ ಮಾಡಿ ಕಳುಹಿಸಿರುತ್ತೇವೆ.

مَا كَانَ مُحَمَّدٌ أَبَا أَحَدٍ مِّنْ جِنَالِكُمْ
وَلَكِن رَّسُولَ اللَّهِ وَخَاتَمَ النَّبِيِّينَ
وَكَانَ اللَّهُ بِكُلِّ شَيْءٍ عَلِيمًا ﴿٤٠﴾

يَا أَيُّهَا الَّذِينَ آمَنُوا اذْكُرُوا اللَّهَ ذِكْرًا
كَثِيرًا ﴿٤١﴾

وَسَبِّحُوهُ بُكْرَةً وَأَصِيلًا ﴿٤٢﴾
هُوَ الَّذِي يُصَلِّيْ عَلَيْكُمْ وَمَلَائِكَتُهُ
لِيُخْرِجَكُمْ مِنَ الظُّلُمَاتِ إِلَى النُّورِ
وَكَانَ بِأَلْسِنَتِنَا رَسِيبًا ﴿٤٣﴾

تَجِيئَتِهِمْ يَوْمَ يَقُونَهُ سَلَامٌ وَأَعَدَّ
لَهُمْ أَجْرًا كَرِيمًا ﴿٤٤﴾

يَا أَيُّهَا النَّبِيُّ إِنَّا أَرْسَلْنَاكَ شَاهِدًا
وَ مُبَشِّرًا وَ نَذِيرًا ﴿٤٥﴾

وَ دَاعِيًا إِلَى اللَّهِ بِإِذْنِهِ وَ سِرَاجًا مُنِيرًا ﴿٤٦﴾

13. ಪ್ರವಾದಿವರ್ಯರ(ಸ) ಪ್ರಸ್ತುತ ವಿವಾಹದ ಕುರಿತು ವಿರೋಧಿಗಳು ಮಾಡುತ್ತಿದ್ದ ಎಲ್ಲಾ ಆಕ್ಷೇಪಗಳ ಬುಡವನ್ನೇ ಈ ಸೂಕ್ತದ ಮೂಲಕ ಕಿತ್ತೊಗೆಯಲಾಗಿದೆ. ಅವರು ತಮ್ಮ ಸೊಸೆಯನ್ನೇ ವಿವಾಹವಾಗಿದ್ದಾರೆ ಎಂಬುದು ಅವರ ಮೊಟ್ಟ ಮೊದಲ ಆಕ್ಷೇಪವಾಗಿತ್ತು. ಅದಕ್ಕುತ್ತರವಾಗಿ 'ಮುಹಮ್ಮದ್(ಸ) ನಿಮ್ಮ ಪುರುಷರ ಪೈಕಿ ಯಾರ ತಂದೆಯೂ ಅಲ್ಲ' ಎಂದು ಹೇಳಲಾಗಿದೆ. ಅರ್ಥಾತ್ ಅವರ ವಿಚ್ಛೇದಿತ ಪತ್ನಿ ನಿಷಿದ್ಧವಾಗಲು ಅವರು ನೈಜ ಪುತ್ರರಾಗಿದ್ದುದು ಯಾವಾಗ? ದತ್ತುಪುತ್ರನು ನಿಜವಾದ ಪುತ್ರನಂತೆ ಅಲ್ಲದಿದ್ದರೂ ಅವರ ವಿಚ್ಛೇದಿತ ಪತ್ನಿಯೊಂದಿಗೆ ವಿವಾಹವಾಗುವ ಔಚಿತ್ಯವೇನಿತ್ತು ಎಂಬುದು ಅವರ ಎರಡನೇ ಆಕ್ಷೇಪವಾಗಿತ್ತು. ಅದಕ್ಕುತ್ತರವಾಗಿ 'ಆದರೆ ಅವರು ಅಲ್ಲಾಹನ ಪ್ರವಾದಿಯಾಗಿದ್ದಾರೆ' ಎಂದು ಹೇಳಲಾಗಿದೆ. ಅರ್ಥಾತ್ ಯಾವ ಸಿಂಧು ಕಾರ್ಯಗಳನ್ನು ನಿಮ್ಮ ಸಂಪ್ರದಾಯಗಳು ವಿನಾಕಾರಣ ನಿಷಿದ್ಧಗೊಳಿಸಿ ಬಿಟ್ಟಿದೆಯೋ ಆ ಬಗ್ಗೆ ಇರುವ ಎಲ್ಲಾ ಪೂರ್ವಗ್ರಹಗಳನ್ನು ಅಳಿಸಿ ಬಿಡುವುದು ಮತ್ತು ಅದರ ಸಿಂಧುತ್ವದ ಬಗ್ಗೆ ಯಾವುದೇ ಆಶಂಕೆಯನ್ನು ಬಾಕಿಯುಳಿಸದಿರುವುದು ಪ್ರವಾದಿಯ ಮೇಲಿನ ಬಾಧ್ಯತೆಯಾಗಿದೆ. ಅನಂತರ ಮುಂದುವರಿದು, 'ಅವರು ಅಂತಿಮ ಪ್ರವಾದಿಯಾಗಿದ್ದಾರೆ' ಎಂದು ಹೇಳಲಾಯಿತು. ಅರ್ಥಾತ್ ಅವರ ನಂತರ ಯಾವುದೇ 'ರಸೂಲ'ರು ಬರುವುದಂತಿರಲಿ, ಯಾವುದೇ 'ನಬಿಯೂ ಬರಲಿಕ್ಕಿಲ್ಲ. ಆದ್ದರಿಂದ ಸಮಾಜದ ಯಾವುದೇ ಕಾನೂನಿನ ಸುಧಾರಣೆ ಅವರ ಕಾಲದಲ್ಲಿ ಜಾರಿಗೆ ಬರದೇ ಹೋದರೆ ನಂತರ ಆ ಲೋಪವನ್ನು ತುಂಬಲು ಪ್ರವಾದಿಯ ಆಗಮನವಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆದ್ದರಿಂದ ಈ ಅಜ್ಞಾನಕಾಲದ ಸಂಪ್ರದಾಯವನ್ನು ಅವರು ಸ್ವತಃ ಅಳಿಸುವ ಅವಶ್ಯಕತೆ ಇದೆ. ಅನಂತರ ಇನ್ನಷ್ಟು ಒತ್ತುಕೊಟ್ಟು, 'ಅಲ್ಲಾಹನು ಎಲ್ಲಾ ವಿಷಯಗಳ ಬಗ್ಗೆ ಜ್ಞಾನ ಉಳ್ಳವನು' ಎಂದು ಹೇಳಲಾಗಿದೆ. ಅರ್ಥಾತ್ ಪ್ರವಾದಿವರ್ಯರ(ಸ) ಮೂಲಕ ಆ ಅಜ್ಞಾನಜನ್ಯ ಸಂಪ್ರದಾಯವನ್ನು ಕೊನೆಗೊಳಿಸಿ ಬಿಡುವುದರ ಔಚಿತ್ಯವೇನು ಮತ್ತು ಹಾಗೆ ಮಾಡದೆ ಇರುವುದರಲ್ಲಿ ಯಾವ ಕೇಡಿದೆ ಎಂಬುದನ್ನು ಅಲ್ಲಾಹನು ಬಲ್ಲನು.

47. ಅಲ್ಲಾಹನ ಕಡೆಯಿಂದ ಅವರಿಗಾಗಿ ಮಹಾ ಅನುಗ್ರಹವಿದೆ ಎಂಬ ಸುವಾರ್ತೆಯನ್ನು ಸತ್ಯವಿಶ್ವಾಸಿಗಳಿಗೆ ತಿಳಿಸಿ ಬಿಡಿರಿ.

وَبَشِّرِ الْمُؤْمِنِينَ بِأَنَّ لَهُمْ مِنَ
اللَّهِ فَضْلًا كَبِيرًا ﴿٤٧﴾

48. ಮತ್ತು ಸತ್ಯನಿಷೇಧಿಗಳಿಗೂ ಕಪಟವಿಶ್ವಾಸಿಗಳಿಗೂ ಎಷ್ಟು ಮಾತ್ರಕ್ಕೂ ಮಣಿಯದಿರಿ. ಅವರ ಕಿರುಕುಳಗಳನ್ನು ಕಡೆಗಣಿಸಿರಿ.¹⁴ ಅಲ್ಲಾಹನ ಮೇಲೆ ಭರವಸೆ ಇಡಿರಿ. ಮನುಷ್ಯನು ತನ್ನ ವ್ಯವಹಾರಗಳನ್ನು ಒಪ್ಪಿಸಲು ಅಲ್ಲಾಹನೇ ಸಾಕು.

وَلَا تُطِعِ الْكَافِرِينَ وَالْمُنَافِقِينَ وَدَعَا
أَذْيَابَهُمْ وَتَوَكَّلْ عَلَى اللَّهِ وَكَفَى
بِاللَّهِ وَكِيلًا ﴿٤٨﴾

49. ಸತ್ಯವಿಶ್ವಾಸಿಗಳೇ, ನೀವು ಸತ್ಯವಿಶ್ವಾಸಿನಿಯರೊಂದಿಗೆ ನಿಕಾಹ್ ಮಾಡಿ ಅವರನ್ನು ಮುಟ್ಟುವುದಕ್ಕೆ ಮುಂಚೆ ತಲಾಕ್ ಕೊಟ್ಟು ಬಿಟ್ಟರೆ, ನಿಮ್ಮ ಕಡೆಯಿಂದ ಅವರ ಮೇಲೆ ಯಾವುದೇ ಇದ್ದತ್ ಪೂರ್ಣಗೊಳ್ಳಬೇಕೆಂದಿಲ್ಲ. ಆದುದರಿಂದ ಏನಾದರೂ ಸಂಭಾವನೆ ಕೊಡಿರಿ ಮತ್ತು ಉತ್ತಮ ರೀತಿಯಿಂದ ಬೀಳ್ಕೊಡಿರಿ.

يَا أَيُّهَا الَّذِينَ آمَنُوا إِذَا زَكَرْتُمُ
الْمُؤْمِنَاتِ تَمَّ طَلَقْتُمُوهُنَّ مِنْ قَبْلِ
أَنْ تَمْسُوهُنَّ فَمَا لَكُمْ عَلَيْهِنَّ مِنْ
عِدَّةٍ تَعْتَدُونَهَا فَمَنْعُوهُنَّ
سَرَاحًا جَمِيلًا ﴿٤٩﴾

50. ಪೈಗಂಬರರೇ, ನೀವು 'ವಿವಾಹ ಧನ' ಕೊಟ್ಟಿರುವಂತಹ ನಿಮ್ಮ ಪತ್ನಿಯರನ್ನೂ¹⁵ ಅಲ್ಲಾಹನಿಂದ ಪ್ರದಾನವಾಗಿರುವ ದಾಸಿಯರ ಪೈಕಿ ನಿಮ್ಮ ಸ್ವಾಧೀನತೆಗೆ ಬಂದಿರುವವರನ್ನೂ ನಿಮ್ಮ ಜೊತೆ ವಲಸೆ ಬಂದಿರುವ ನಿಮ್ಮ ತಂದೆಯ ಸಹೋದರ-ಸಹೋದರಿಯರ ಮತ್ತು ತಾಯಿಯ ಸಹೋದರ-ಸಹೋದರಿಯರ ಪುತ್ರಿಯರನ್ನೂ ನಾವು ನಿಮಗೆ 'ಧರ್ಮಸಮ್ಮತ'ಗೊಳಿಸಿರುತ್ತೇವೆ. ತನ್ನನ್ನು ತಾನೇ ಪ್ರವಾದಿಗೆ 'ಹಬ್' ರೂಪದಲ್ಲಿ(ಕೊಡುಗೆಯಾಗಿ) ಕೊಟ್ಟಿದ್ದು, ಪ್ರವಾದಿಯು ಅವಳನ್ನು ತನ್ನ ನಿಕಾಹ್‌ದಲ್ಲಿ ಸ್ವೀಕರಿಸಲು ಒಪ್ಪಿಕೊಂಡರೆ,¹⁶ ಅಂತಹ ಸತ್ಯವಿಶ್ವಾಸಿನಿಯರನ್ನೂ ನಾವು ನಿಮಗಾಗಿ 'ಧರ್ಮಸಮ್ಮತ'ಗೊಳಿಸಿರುತ್ತೇವೆ. ಈ ಅನುಮತಿಯು ನಿಮಗಾಗಿ ಮಾತ್ರವಿದೆ, ಬೇರೆ ಸತ್ಯವಿಶ್ವಾಸಿಗಳಿಗೆ ಇಲ್ಲ. ನಾವು

يَا أَيُّهَا النَّبِيُّ إِنَّا أَحْلَلْنَا لَكَ أَرْوَاحَ
الَّتِي آتَيْتَ أَجْرَهُنَّ وَمَا مَلَكَتْ
يَمِينُكَ وَمِمَّا آفَاءَ اللَّهِ عَلَيْكَ وَبَنَاتِ
عَمِكَ وَبَنَاتِ عَمَّتِكَ وَبَنَاتِ خَالَكَ
وَبَنَاتِ خَلَّتِكَ الَّتِي هَاجَرْنَ مَعَكَ
وَأُمَّرَأَةً مُمْنَةً إِنْ وَهَبَتْ نَفْسَهَا
لِلنَّبِيِّ إِنْ أَرَادَ النَّبِيُّ أَنْ يَسْتَنْكِحَهَا
خَالِصَةً لَكَ مِنْ دُونِ الْمُؤْمِنِينَ قَدْ

14. ಅರ್ಥಾತ್- ಈ ನಿಕಾಹ್‌ನ ಬಗ್ಗೆ ಅವರು ಮಾಡುತ್ತಿರುವ ಆಕ್ಷೇಪಗಳ ಕುರಿತು.

15. ಇತರರು ಒಂದು ಬಾರಿಗೆ ನಾಲ್ಕಕ್ಕಿಂತ ಹೆಚ್ಚು ವಿವಾಹವಾಗುವುದು ನಿಷಿದ್ಧವೆಂದು ಪ್ರವಾದಿವರ್ಯರು(ಸ) ಸಾರುತ್ತಾರೆ. ಆದರೆ ಅವರು ಸ್ವತಃ ಈ ಐದನೆಯ ಪತ್ನಿಯನ್ನು ಹೇಗೆ ಇಟ್ಟುಕೊಂಡರು? ಎಂದು ಅವರು ಮಾಡುತ್ತಿದ್ದ ಆಕ್ಷೇಪಗಳಿಗೆ ಈ ಮೂಲಕ ಉತ್ತರಿಸಲಾಗಿದೆ. ಆ ವೇಳೆ ಪ್ರವಾದಿವರ್ಯರು(ಸ) ಮನೆಯಲ್ಲಿ ನಾಲ್ವರು ಪತ್ನಿಯರು, ಹ.ಆಯಿಶಾ, ಹ.ಸೌದಾ, ಹ.ಹಫ್ಸಾ ಮತ್ತು ಹ.ಉಮ್ಮುಸಲ್ಮಾ(ರ) ಉಪಸ್ಥಿತರಿದ್ದರೆಂಬುದು ಗಮನಾರ್ಹ.

16. ಅರ್ಥಾತ್- ಪ್ರಸ್ತುತ ಐದು ಪತ್ನಿಯರಲ್ಲದೆ ಸೂಕ್ತದಲ್ಲಿ ಪ್ರಸ್ತಾಪಿಸಲಾಗಿರುವಂತಹ ಇತರ ಸ್ತ್ರೀಯರನ್ನೂ ಪತ್ನಿಯಾಗಿ ಪಡೆಯುವ ಅನುಮತಿ ಪ್ರವಾದಿವರ್ಯರಿಗೆ(ಸ) ಇದೆ.

ಸಾಮಾನ್ಯ ಸತ್ಯವಿಶ್ವಾಸಿಗಳ ಮೇಲೆ ಅವರ ಪತ್ನಿಯರ ಹಾಗೂ ದಾಸಿಯರ ವಿಷಯದಲ್ಲಿ ಯಾವ ಮಿತಿಗಳನ್ನು ಹೇರಿರುತ್ತೇವೆ ಎಂಬುದು ನಮಗೆ ಗೊತ್ತಿದೆ. ನಿಮ್ಮ ಮೇಲೆ ಯಾವ ಜಟಿಲತೆಯೂ ಇರದಂತಾಗಲು (ನಾವು ನಿಮ್ಮನ್ನು ಈ ಮಿತಿ ಮೇರೆಗಳಿಂದ ಮುಕ್ತಗೊಳಿಸಿದ್ದೇವೆ.) ಅಲ್ಲಾಹನು ಕ್ಷಮಾಶೀಲನೂ ಕರುಣಾ ನಿಧಿಯೂ ಆಗಿರುತ್ತಾನೆ.

عَلِمْنَا مَا قَرَضْنَا عَلَيْهِمْ فِي أَرْوَاحِهِمْ
وَمَا مَلَكَتْ أَيْمَانُهُمْ لِيَكِيلَا يَكُونُ
عَلَيْكَ حَرَجٌ وَكَانَ اللَّهُ غَفُورًا رَحِيمًا ﴿٥١﴾

51. ನಿಮ್ಮ ಪತ್ನಿಯರ ಪೈಕಿ ನಿಮಗೆ ಇಷ್ಟವಿದ್ದವರನ್ನು ನಿಮ್ಮಿಂದ ದೂರವಿರಿಸಲಿಕ್ಕೂ ನಿಮಗೆ ಇಷ್ಟ ಬಂದವರನ್ನು ಜೊತೆ ಇರಿಸಿ ಕೊಳ್ಳಲಿಕ್ಕೂ ದೂರವಿರಿಸಿದ ಬಳಿಕ ನಿಮಗೆ ಇಷ್ಟವಿದ್ದವರನ್ನು ನಿಮ್ಮ ಬಳಿಗೆ ಕರೆಸಿಕೊಳ್ಳಲಿಕ್ಕೂ ನಿಮಗೆ ಅಧಿಕಾರ ಕೊಡಲಾಗುತ್ತದೆ. ಈ ವಿಷಯದಲ್ಲಿ ನಿಮಗೇನೂ ಆತಂಕವಿಲ್ಲ. ಇದರಿಂದ ಅವರ ಕಣ್ಣುಗಳು ತಣಿದಿರುವುದೆಂದೂ ಅವರು ಬೇಸರಿಸಲಾರದೆಂದೂ ನೀರಕ್ಕೆ ಇದೆ ಮತ್ತು ನೀವು ಅವರಿಗೆ ಕೊಟ್ಟುದರಲ್ಲಿ ಅವರಲ್ಲರೂ ತೃಪ್ತಿ ಪಟ್ಟುಕೊಂಡಿರುವರು. ನಿಮ್ಮ ಹೃದಯಗಳಲ್ಲಿ ಇರುವುದೆಲ್ಲವನ್ನೂ ಅಲ್ಲಾಹನು ಅರಿಯುತ್ತಾನೆ ಮತ್ತು ಅಲ್ಲಾಹನು ಸರ್ವಜ್ಞನೂ ಸಹನಶೀಲನೂ ಆಗಿರುತ್ತಾನೆ.

تُرْجَىٰ مَنْ تَشَاءُ مِنْهُمْ وَتُكْرَىٰ إِلَيْكَ
مَنْ تَشَاءُ ۗ وَمِنْ ابْتِغَيْتَ مَمْنًا عَرَلْتَ
فَلَا جُنَاحَ عَلَيْكَ ذَلِكَ أَدْنَىٰ أَنْ تَقَرَّ
أَعْيُنُهُمْ وَلَا يَحْزَنَ وَيَرْضَيْنَ بِمَا
آتَيْنَهُنَّ كُلَّهُنَّ ۗ وَاللَّهُ يَعْلَمُ مَا فِي
قُلُوبِكُمْ ۗ وَكَانَ اللَّهُ عَلِيمًا حَلِيمًا ﴿٥٢﴾

52. ಇನ್ನು ಮುಂದೆ ನಿಮಗೆ ಇತರ ಸ್ತ್ರೀಯರು 'ಧರ್ಮಸಮ್ಮತ' ಆಗಿರುವುದಿಲ್ಲ. ಇತರ ಪತ್ನಿಯರನ್ನು ಅವರ ಸೌಂದರ್ಯವು ನಿಮಗೆ ಎಷ್ಟೇ ಮೆಚ್ಚುಗೆಯಾಗಿದ್ದರೂ (ಇವರ ಸ್ಥಾನದಲ್ಲಿ) ತರುವ ಅನುಮತಿ ಇಲ್ಲ.¹⁷ ಆದರೆ ದಾಸಿಯರನ್ನು ತರಲು ಅನುಮತಿ ಇದೆ.¹⁸ ಅಲ್ಲಾಹ್ ಸಕಲ ವಸ್ತುಗಳ ಮೇಲ್ವಿಚಾರಕನಾಗಿರುತ್ತಾನೆ.

لَا يَحِلُّ لَكَ الْمَسَاءُ مِنْ بَعْدِ وَلَا أَنْ
تَبَدَّلَ بِهِنَّ مِنْ أَرْوَاحٍ ۗ وَلَوْ أَعْجَبَكَ
حُسْنُهُنَّ إِلَّا مَا مَلَكَتْ يَمِينُكَ ۗ وَكَانَ
اللَّهُ عَلَىٰ كُلِّ شَيْءٍ رَقِيبًا ﴿٥٣﴾

53. ಸತ್ಯವಿಶ್ವಾಸಿಗಳೇ, ಪ್ರವಾದಿಯ ಮನೆಗಳೊಳಗೆ ಅನುಮತಿಯಿಲ್ಲದೆ ಪ್ರವೇಶಿಸಬೇಡಿರಿ. ಊಟದ ಸಮಯವನ್ನು ಕಾದುಕೊಂಡಿರಲೂ

يَا أَيُّهَا الَّذِينَ آمَنُوا لَا تَدْخُلُوا بُيُوتَ
النَّبِيِّ إِلَّا أَنْ يُؤْذَنَ لَكُمْ إِلَىٰ طَعَامٍ

17. ಈ ಬೋಧನೆಗೆ ಎರಡು ಅರ್ಥಗಳಿವೆ: ಮೊದಲನೆಯದಾಗಿ ಪೂರ್ವೋಕ್ತ 50ನೆಯ ಸೂಕ್ತದಲ್ಲಿ ಪ್ರವಾದಿಪರ್ಯಟನೆ(ಸ) ಧರ್ಮಸಮ್ಮತಗೊಳಿಸಲಾಗಿರುವ ಸ್ತ್ರೀಯರಲ್ಲದೆ ಇತರ ಸ್ತ್ರೀಯರು ಅವರಿಗೆ ಧರ್ಮಸಮ್ಮತವಲ್ಲ. ಎರಡನೆಯದಾಗಿ ಆರ್ಥಿಕ ಮುಗ್ಧತೆಯಲ್ಲಿ ನಿಮ್ಮ ಜತೆ ಸಹಕರಿಸಲು, ಪರಲೋಕಕ್ಕೆ, ಇಹಲೋಕಕ್ಕಿಂತ ಪ್ರಾಮುಖ್ಯ ಕಲ್ಪಿಸಲು ಮತ್ತು ಅವರ ಜತೆ ನೀವು ತೋರುವ ಎಲ್ಲಾ ಬಗೆಯ ಧೋರಣೆಯ ಬಗ್ಗೆ ಸಂತ್ಯಜ್ಞರಾಗಿರಲು ನಿಮ್ಮ ಪಾವನ ಪತ್ನಿಯರು ಸನ್ನದ್ಧರಾದರೆ, ಅವರ ಪೈಕಿ ಯಾರಿಗಾದರೂ ತಲಾಕ್ ನೀಡಿ ಅವರ ಸ್ಥಾನದಲ್ಲಿ ಬೇರೆ ಪತ್ನಿಯನ್ನು ತರುವುದು ನಿಮ್ಮ ಪಾಲಿಗೆ ಧರ್ಮಸಮ್ಮತವಲ್ಲ.

18. ನಿಕಾಹ್ ಆದ ಪತ್ನಿಯರಲ್ಲದೆ ಅಧೀನಕ್ಕೆ ಬಂದ ಸ್ತ್ರೀಯರೊಂದಿಗೂ ಸಂಸರ್ಗದ ಅನುಮತಿ ಇದೆ ಮತ್ತು ಅವರಿಗೆ ಸಂಖ್ಯಾಮಿತಿ ಇಲ್ಲವೆಂದು ಈ ಸೂಕ್ತ ಸ್ಪಷ್ಟಪಡಿಸುತ್ತದೆ. ಅನ್ನಿಸಾ ಅಧ್ಯಾಯದ - 30, ಅಲ್ ಮೂಮಿನೂನ್ - 6 ಮತ್ತು ಮಅರಿಜ್‌ನ - 30ರಲ್ಲಿಯೂ ಇದೇ ವಿಷಯದ ಸ್ಪಷ್ಟೀಕರಣವಿದೆ.

ಬೇಡಿರಿ. ನಿಮ್ಮನ್ನು ಊಟಕ್ಕೆ ಕರೆದರೆ ಖಂಡಿತ ಹೋಗಿರಿ. ಆದರೆ ಊಟ ಮಾಡಿಯಾದೊಡನೆ ಚದುರಿ ಬಿಡಿರಿ, ಮಾತಾಡುತ್ತ ಕುಳಿತಿರಬೇಡಿರಿ. ನಿಮ್ಮ ಈ ವರ್ತನೆಗಳು ಪ್ರವಾದಿಗೆ ತೊಂದರೆ ಕೊಡುತ್ತಿವೆ. ಆದರೆ ಅವರು ಸಂಕೋಚದಿಂದ ಏನೂ ಹೇಳುವುದಿಲ್ಲ ಮತ್ತು ಅಲ್ಲಾಹನು ಸತ್ಯಸಂಗತಿಯನ್ನು ಹೇಳಲು ನಾಚುವುದಿಲ್ಲ. ಪ್ರವಾದಿಯವರ ಪತ್ನಿಯರಿಂದ ನಿಮಗೇನಾದರೂ ವಸ್ತುವನ್ನು ಕೇಳಬೇಕಾಗಿದ್ದರೆ ತೆರೆಯ ಹಿಂದಿನಿಂದ ಕೇಳಿ ಪಡಕೊಳ್ಳಿರಿ. ಇದು ನಿಮ್ಮ ಹಾಗೂ ಅವರ ಹೃದಯಗಳ ಶುದ್ಧಿಗೆ ಹೆಚ್ಚು ಸೂಕ್ತವಾದ ಕ್ರಮವಾಗಿದೆ. ಅಲ್ಲಾಹನ ಸಂದೇಶವಾಹಕರಿಗೆ ಕೀಟಲೆ ಕೊಡುವುದು ನಿಮಗೆ ಎಷ್ಟು ಮಾತ್ರಕ್ಕೂ ಸೂಕ್ತವಲ್ಲ. ಅವರ ಕಾಲಾನಂತರ ಅವರ ಪತ್ನಿಯರೊಂದಿಗೆ ವಿವಾಹ ಮಾಡಿಕೊಳ್ಳುವುದೂ ಎಂದೆಂದಿಗೂ ನಿಮಗೆ ಧರ್ಮಸಮ್ಮತವಾದುದಲ್ಲ. ಇದು ಅಲ್ಲಾಹನ ಬಳಿ ಮಹಾ ಪಾಪಕಾರ್ಯ.

54. ನೀವು ಯಾವುದನ್ನಾದರೂ ಪ್ರಕಟಗೊಳಿಸಿದರೂ ಬಚ್ಚಿಟ್ಟರೂ ಅಲ್ಲಾಹನು ಪ್ರತಿಯೊಂದು ವಿಷಯದ ಬಗ್ಗೆ ಸಂಪೂರ್ಣ ಜ್ಞಾನವಿರುವವನಾಗಿರುತ್ತಾನೆ.

55. ಪ್ರವಾದಿಯವರ ಪತ್ನಿಯರ ಮನೆಗಳಿಗೆ ಅವರ ತಂದೆಯಂದಿರಾಗಲಿ, ಪುತ್ರರಾಗಲಿ, ಸಹೋದರರಾಗಲಿ, ಸೋದರ ಪುತ್ರರಾಗಲಿ, ಸೋದರಿ ಪುತ್ರರಾಗಲಿ, ಅವರ ಒಡನಾಟದ ಸ್ತ್ರೀಯರಾಗಲಿ, ಅವರ ಗುಲಾಮರಾಗಲಿ, ಬರುವುದರಲ್ಲಿ ದೋಷವಿಲ್ಲ. (ಸ್ತ್ರೀಯರೇ) ನೀವು ಅಲ್ಲಾಹನ ಆಜ್ಞೋಲ್ಲಂಘನೆಯಿಂದ ದೂರವಿರಬೇಕು. ಅಲ್ಲಾಹನು ಸಕಲ ವಸ್ತುಗಳ ಬಗ್ಗೆ ಸಾಕ್ಷಿಯಾಗಿದ್ದಾನೆ.

56. ನಿಶ್ಚಯವಾಗಿಯೂ ಅಲ್ಲಾಹ್ ಮತ್ತು ಅವನ ದೂತರು ಪ್ರವಾದಿಯವರಿಗೆ 'ಸಲಾತ್' (ಸ್ವಸ್ತಿ ವಚನ) ಹೇಳುತ್ತಾರೆ. ಸತ್ಯವಿಶ್ವಾಸಿಗಳೇ, ನೀವೂ ಅವರ ಮೇಲೆ ಸಲಾತ್ ಮತ್ತು ಸಲಾಮ್ (ಅಭಿವಂದನೆ) ಸಲ್ಲಿಸುತ್ತಲಿರಿ.¹⁹

غَيْرَ نَظْرَيْنَ إِنَّهُ وَلَكِنْ إِذَا دُعِيتُمْ فَادْخُلُوا فَإِذَا طَعِمْتُمْ فَانْتَشِرُوا وَلَا مُسْتَأْنِسِينَ لِحَدِيثٍ إِنَّ ذَلِكُمْ كَانَ يُؤْتِي النَّبِيَّ فَيَسْتَجِى مِنْكُمْ وَاللَّهُ لَا يَسْتَجِى مِنَ الْحَقِّ وَإِذَا سَأَلْتَهُمْ مَتَاعًا فَسْأَلُوهُمْ مِنْ وَّرَاءِ حِجَابٍ ذَلِكُمْ أَطْهَرُ لِقُلُوبِكُمْ وَقُلُوبِهِمْ وَمَا كَانَ لَكُمْ أَنْ تُؤَدُّوا رَسُولَ اللَّهِ وَلَا أَنْ تُنْكِرُوا آيَاتِهِ مِنْ بَعْدِهِ أَبَدًا إِنَّ ذَلِكُمْ كَانَ عِنْدَ اللَّهِ عَظِيمًا ﴿٥٤﴾

إِنَّ تُبَدُّوا شَيْئًا أَوْ خُفُّوه فَاتَّ اللَّهُ كَانَ بِكُلِّ شَيْءٍ عَلِيمًا ﴿٥٥﴾

لَا جُنَاحَ عَلَيْهِنَّ فِي آبَائِهِنَّ وَلَا أَبْنَائِهِنَّ وَلَا إِخْوَانِهِنَّ وَلَا بَنَاتِهِنَّ وَلَا إِخْوَاتِهِنَّ وَلَا نِسَائِهِنَّ وَلَا مَا مَلَكَتْ أَيْمَانُهُنَّ وَالتَّقِيْنَ اللَّهُ إِنَّ اللَّهَ كَانَ عَلَى كُلِّ شَيْءٍ شَهِيدًا ﴿٥٦﴾

إِنَّ اللَّهَ وَمَلَائِكَتَهُ يُصَلُّونَ عَلَى النَّبِيِّ يَا أَيُّهَا الَّذِينَ آمَنُوا صَلُّوا عَلَيْهِ وَسَلِّمُوا تَسْلِيمًا ﴿٥٧﴾

19. ಅಲ್ಲಾಹನು ಪ್ರವಾದಿವರ್ಯರ(ಸ) ಮೇಲೆ ಸ್ವಸ್ತಿವಚನ ಕಳುಹಿಸುವುದೆಂದರೆ ಅವನು ಅವರ ಪಾಲಿಗೆ ಅತ್ಯಂತ ಕರುಣಾಮಯಿಯಾಗಿದ್ದಾನೆಂದರ್ಥ. ಅವನು ಅವರನ್ನು ಶ್ಲಾಘಿಸುತ್ತಾನೆ, ಅವರ ಕೆಲಸಗಳಲ್ಲಿ ಸಮೃದ್ಧಿ ದಯಪಾಲಿಸುತ್ತಾನೆ, ಅವರ ಹೆಸರನ್ನು ಉನ್ನತಗೊಳಿಸುತ್ತಾನೆ ಮತ್ತು ಅವರ ಮೇಲೆ ಅನುಗ್ರಹದ ಮಳೆಗರೆಸುತ್ತಾನೆ. ದೇವಚರರು ಅವರ ಮೇಲೆ ಸ್ವಸ್ತಿವಚನ ಕಳುಹಿಸುವುದೆಂದರೆ ಅವರು ಪ್ರವಾದಿಯವರ(ಸ) ಬಗ್ಗೆ ಅತಿವ ಪ್ರೀತಿಯನ್ನು ಹೊಂದಿದ್ದಾರೆ. ಅವರ ಕುರಿತು ಅಲ್ಲಾಹನೊಡನೆ ಮೊರೆಯಿಡುತ್ತಾರೆ ಮತ್ತು ಅವರಿಗೆ ಉನ್ನತ ಪದವಿ ದಯಪಾಲಿಸುವಂತೆ

57. ಅಲ್ಲಾಹ್ ಮತ್ತು ಅವನ ಸಂದೇಶವಾಹಕರಿಗೆ ಕೀಟಲೆ ಕೊಡುವವರನ್ನು ಅಲ್ಲಾಹ್ ಈ ಲೋಕದಲ್ಲೂ ಪರಲೋಕದಲ್ಲೂ ಶಪಿಸಿರುತ್ತಾನೆ ಮತ್ತು ಅವರಿಗಾಗಿ ಅಪಮಾನಕಾರಕ ಯಾತನೆಯನ್ನು ಸಿದ್ಧಗೊಳಿಸಿಟ್ಟಿರುತ್ತಾನೆ.

إِنَّ الَّذِينَ يُؤْذُونَ اللَّهَ وَرَسُولَهُ
لَعَنَهُمُ اللَّهُ فِي الدُّنْيَا وَالْآخِرَةِ وَأَعَدَّ
لَهُمْ عَذَابًا مُهِينًا ﴿٥٧﴾

58. ಸತ್ಯವಿಶ್ವಾಸಿಗಳಿಗೂ ಸತ್ಯವಿಶ್ವಾಸಿನಿಯರಿಗೂ ವಿನಾಕಾರಣ ಕೀಟಲೆ ಕೊಡುವವರು ಒಂದು ಅತಿ ದೊಡ್ಡ ಸುಳ್ಳಾರೋಪ ಹಾಗೂ ಸುವ್ಯಕ್ತ ಪಾಪದ ಹೊರೆಯನ್ನು ಹೊತ್ತುಕೊಂಡರು.

وَالَّذِينَ يُؤْذُونَ الْمُؤْمِنِينَ وَالْمُؤْمِنَاتِ
بِغَيْرِ مَا اكْتَسَبُوا فَقَدْ احْتَمَلُوا
بُهْتَانًا وَإِثْمًا مُّبِينًا ﴿٥٨﴾

59. ಪೈಗಂಬರರೇ, ತಮ್ಮ ಪತ್ನಿಯರೊಡನೆಯೂ ಪುತ್ರಿಯರೊಡನೆಯೂ ಸತ್ಯವಿಶ್ವಾಸಿನಿಯರೊಡನೆಯೂ ತಮ್ಮ ಮೇಲೆ ತಮ್ಮ ಚಾದರಗಳ ಸೆರಗನ್ನು ಇಳಿಸಿಕೊಳ್ಳಬೇಕೆಂದು ಹೇಳಿಬಿಡಿರಿ.²⁰ ಅವರು ಗುರುತಿಸಲ್ಪಡುವಂತಾಗಲಿಕ್ಕೂ ಸತಾಯಿಸಲ್ಪಡದಿರಲಿಕ್ಕೂ ಇದು ಹೆಚ್ಚು ಸೂಕ್ತವಾದ ವಿಧಾನ.²¹ ಅಲ್ಲಾಹನು ಅತ್ಯಂತ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

يَا أَيُّهَا النَّبِيُّ قُلْ لِرُؤُوسِكُمْ وَبَنَاتِكُمْ
وَنِسَاءِ الْمُؤْمِنِينَ يُدْنِينَ عَلَيْهِنَّ
مِنْ جَلَابِيبِهِنَّ ذَلِكَ أَدْنَىٰ أَنْ
يُعْرَفْنَ فَلَا يُؤْذَيْنَ وَكَانَ اللَّهُ
عَفُورًا رَحِيمًا ﴿٥٩﴾

60. ಕಪಟವಿಶ್ವಾಸಿಗಳೂ ಹೃದಯದಲ್ಲಿ ಕೆಡುಕುಳ್ಳವರೂ ಮದೀನಾದಲ್ಲಿ ಉದ್ರೇಕಕಾರಿ ವದಂತಿಗಳನ್ನು ಹಬ್ಬಿಸುವವರೂ ತಮ್ಮ ದುಷ್ಟತ್ಯಗಳನ್ನು ಬಿಡದಿದ್ದರೆ ನಾವು ಅವರ ವಿರುದ್ಧ ಕಾರ್ಯಾಚರಣೆಗಾಗಿ ನಿಮ್ಮನ್ನು ಎಬ್ಬಿಸಿ ನಿಲ್ಲಿಸುವೆವು. ಅನಂತರ ಅವರು ಈ ನಗರದಲ್ಲಿ ನಿಮ್ಮ ಜೊತೆ ಇರುವುದು ಕಷ್ಟ ಸಾಧ್ಯ.

لَيْسَ لَكُمْ يَدُوهَا الْمُنْفِقُونَ وَالَّذِينَ
فِي قُلُوبِهِمْ مَرَضٌ وَالْمُرْجِفُونَ فِي
الْمَدِينَةِ لَنُغْرِبَنَّكَ بِهِمْ شِمًّا لَا
يُجَارُونَ وَتَكَ فِيهَا إِلَّا قَلِيلًا ﴿٦٠﴾

61. ಅವರ ಮೇಲೆ ಎಲ್ಲ ಕಡೆಗಳಿಂದಲೂ ಭೀಮಾರಿ ಬೀಳುತ್ತಿರುವುದು. ಅವರು ಕಂಡಕಂಡಲ್ಲಿ ಸೆರೆ ಹಿಡಿಯಲ್ಪಡುವರು ಮತ್ತು ನಿರ್ದಾಕ್ಷಿಣ್ಯವಾಗಿ ಕೊಲ್ಲಲ್ಪಡುವರು.

مَأْعُونَتِنَ لَا يَمَنُّونَ بِأَيْمَانِنَا إِذْ
وَأَقْبَلُوا تَقْتِيلًا ﴿٦١﴾

62. ಇದು ಇಂತಹವರ ವಿಷಯದಲ್ಲಿ ಹಿಂದಿನಿಂದಲೂ ನಡೆದು ಬಂದಿರುವ ಅಲ್ಲಾಹನ ನಿಯಮವಾಗಿದೆ ಮತ್ತು ನೀವು ಅಲ್ಲಾಹನ ನಿಯಮದಲ್ಲಿ ಯಾವ ಬದಲಾವಣೆಯನ್ನೂ ಕಾಣಲಾರಿರಿ.

سُنَّةَ اللَّهِ فِي الَّذِينَ خَلَوْا مِنْ قَبْلُ
وَكَانَ تَجْدِدُ لِسُنَّةِ اللَّهِ تَبْدِيلًا ﴿٦٢﴾

ಕೋರುತ್ತಾರೆ. ಸತ್ಯವಿಶ್ವಾಸಿಗಳು ಅವರ ಕುರಿತು ಸ್ವಸ್ತಿವಚನ ಹೇಳುವುದೆಂದರೆ, ಅವರ ಮೇಲೆ ಅನುಗ್ರಹಗಳನ್ನು ವರ್ಷಿಸುವಂತೆ ಅಲ್ಲಾಹನೊಡನೆ ಪ್ರಾರ್ಥಿಸುವುದಾಗಿದೆ.

20. ಅರ್ಥಾತ್- ಚಾದರ ಹೊದ್ದು ಮೇಲಿನಿಂದ ಸೆರಗನ್ನು ಎಳೆದುಕೊಳ್ಳಿರಿ. ಬೇರೆ ಪದಗಳಲ್ಲಿ ಹೇಳುವುದಾದರೆ ಮುಖ ತೆರೆದು ನಡೆಯಬೇಡಿರಿ.

21. 'ಗುರುತಿಸುವಂತಾಗಲು' ಎಂದರೆ ಅವರನ್ನು ಸರಳವಾದ ಮತ್ತು ಮಾನಾರ್ಹವಾದ ಉಡುಪಿನಲ್ಲಿರುವುದನ್ನು ಕಾಣುವ ಪ್ರತಿಯೊಬ್ಬನೂ ಇವರು ಸಭ್ಯ ಮತ್ತು ಕುಲೀನ ಸ್ತ್ರೀಯರು, ಸ್ವಚ್ಛಂದ ಮತ್ತು ದುಸ್ತೀಲೆಯರಾದ ಸ್ತ್ರೀಯರಲ್ಲ ಎಂದು ಮನಗಾಣಬೇಕು. ಚಾರಿತ್ರ್ಯಹೀನರಾದ ವ್ಯಕ್ತಿಗಳು ಅವರಿಂದ ತಮ್ಮ ಮನಸೇಚ್ಚೆಯನ್ನು ಈಡೇರಿಸುವ ನಿರೀಕ್ಷೆಯನ್ನಿಟ್ಟುಕೊಳ್ಳುವಂತಾಗಬಾರದು. 'ಸತಾಯಿಸಲ್ಪಡಬಾರದು' ಎಂದರೆ ಅವರನ್ನು ಯಾರೂ ಕಾಡಿಸಲು ಮತ್ತು ಪೀಡಿಸಲು ಹೋಗುವಂತಾಗಬಾರದು.

63. ಪ್ರಳಯಕಾಲದ ಘಳಿಗೆ ಯಾವಾಗ ಬರುವುದೆಂದು ಜನರು ನಿಮ್ಮೊಡನೆ ಕೇಳುತ್ತಾರೆ. ಅದರ ಜ್ಞಾನವಿರುವುದು ಅಲ್ಲಾಹನಿಗೆ ಮಾತ್ರ ಎಂದು ಹೇಳಿರಿ. ಅದು ಬಹಳ ಸಮೀಪದಲ್ಲೇ ಇರಬಹುದು ನಿಮಗೇನು ಗೊತ್ತು.

سَعَلَكَ النَّاسُ عَنِ السَّاعَةِ قُلْ إِنَّمَا
عِلْمُهَا عِنْدَ اللَّهِ وَمَا يُدْرِيكَ لَعَلَّ
السَّاعَةَ تَكُونُ قَرِيبًا ﴿٦٣﴾

64. ಹೇಗಿದ್ದರೂ ಅಲ್ಲಾಹನು ಸತ್ಯನಿಷೇಧಕರನ್ನು ಶಪಿಸಿದ್ದಾನೆ ಮತ್ತು ಅವರಿಗಾಗಿ ಧಗಧಗಿಸುವ ನರಕಾಗ್ನಿಯನ್ನು ಸಿದ್ಧಪಡಿಸಿಟ್ಟಿರುತ್ತಾನೆಂಬುದು ಖಚಿತ.

إِنَّ اللَّهَ لَعَنَ الْكٰفِرِينَ وَأَعَدَّ لَهُمْ سَعِيرًا ﴿٦٤﴾

65. ಅವರು ಅದರಲ್ಲಿ ಶಾಶ್ವತವಾಗಿ ಉಳಿಯುವರು. ಅವರು ಯಾವ ಮಿತ್ರನನ್ನೂ ಸಹಕಾರಿಯನ್ನೂ ಪಡೆಯಲಾರರು.

خٰلِدِينَ فِيهَا اَبَدًا ۗ لَا يَجِدُوْنَ وَّلِيًّا
وَّ لَا نَصِيْرًا ﴿٦٥﴾

66. ಅವರ ಮುಖಗಳು ನರಕಾಗ್ನಿಯಲ್ಲಿ ಹೊರಳಾಡಿಸಲ್ಪಡುವ ದಿನ ಅವರು, "ಅಯ್ಯೋ! ನಾವು ಅಲ್ಲಾಹ್ ಮತ್ತು ಪೈಗಂಬರರ ಅನುಸರಣೆ ಮಾಡುತ್ತಿದ್ದರೆ!" ಎನ್ನುವರು.

يَوْمَ تَقَلَّبُ وُجُوْهُهُمْ فِي النَّارِ يَقُوْنُوْنَ
يٰلَيْتَنَّا اَطَعْنَا اللَّهَ وَاَطَعْنَا الرَّسُوْلًا ﴿٦٦﴾

67. ಮತ್ತೂ ಮುಂದುವರಿದು, "ನಮ್ಮ ಪ್ರಭೂ ನಾವು ನಮ್ಮ ಸರದಾರರನ್ನು ಹಾಗೂ ಹಿರಿಯರನ್ನು ಅನುಸರಿಸಿದೆವು. ಅವರು ನಮ್ಮನ್ನು ದಾರಿಗೇಡಿಸಿ ಬಿಟ್ಟರು.

وَقَالُوْا اَرَبَّنَا اِنَّا اَطَعْنَا سَادَتَنَا وَاكْبَرٰآءَنَا
فَاَصْحٰبُنَا السَّيِّئِيْنَ ﴿٦٧﴾

68. ನಮ್ಮ ಪ್ರಭೂ! ಅವರಿಗೆ ಇಮ್ಮಡಿ ಯಾತನೆ ಕೊಡು ಮತ್ತು ಅವರನ್ನು ಅತ್ಯುಗ್ರವಾಗಿ ಶಪಿಸು" ಎಂದೂ ಹೇಳುವರು.

رَبَّنَا اٰتِهِمْ ضِعْفَيْنِ مِنَ الْعَذٰبِ
وَ الْعَنَّهُمْ لَعْنًا كَبِيْرًا ﴿٦٨﴾

69. ಸತ್ಯವಿಶ್ವಾಸಿಗಳೇ, ನೀವು ಮೂಸಾರಿಗೆ ಕೀಟಲೆ ಕೊಟ್ಟವರಂತೆ ಆಗಬೇಡಿರಿ. ತರುವಾಯ ಅಲ್ಲಾಹನು ಆ ಜನರು ಸೃಷ್ಟಿಸಿದ ಮಾತುಗಳಿಂದ ಅವರನ್ನು (ಮೂಸಾರನ್ನು) ಮುಕ್ತಗೊಳಿಸಿದನು. ಅವರು ಅಲ್ಲಾಹನ ಬಳಿ ಗೌರವಾನ್ವಿತರಾಗಿದ್ದರು.

يٰۤاَيُّهَا الَّذِيْنَ اٰمَنُوْا لَا تَكُوْنُوْا كَالَّذِيْنَ
اٰذُوْا مُوْسٰى فَاَبْرَاٰهُ اللهُ مِمَّا قٰلُوْا
وَ كَانَ عِنْدَ اللهِ وَجِيْهًا ﴿٦٩﴾

70. ಸತ್ಯವಿಶ್ವಾಸಿಗಳೇ, ಅಲ್ಲಾಹನನ್ನು ಭಯಪಡಿರಿ ಮತ್ತು ಸರಿಯಾದ ಮಾತನ್ನೇ ಹೇಳಿರಿ-

يٰۤاَيُّهَا الَّذِيْنَ اٰمَنُوْا اتَّقُوا اللَّهَ وَاَقُوْلُوْا
قَوْلًا سَدِيْقًا ﴿٧٠﴾

71. ಅಲ್ಲಾಹ್ ನಿಮ್ಮ ಕರ್ಮಗಳನ್ನು ಸರಿಪಡಿಸುವನು ಮತ್ತು ನಿಮ್ಮ ಅಪರಾಧಗಳನ್ನು ಕ್ಷಮಿಸುವನು. ಯಾರು ಅಲ್ಲಾಹ್ ಮತ್ತು

يُصْلِحْ لَكُمْ اَعْمٰلَكُمْ وَّ يَغْفِرْ لَكُمْ
ذُنُوْبَكُمْ ۗ وَ مَنْ يُطِيعِ اللَّهَ وَاَسْرٰسُوْلَهُ

ಅವನ ಸಂದೇಶವಾಹಕರ ಅನುಸರಣೆ ಮಾಡಿದನೋ ಅವನು ಮಹಾ ಯಶಸ್ಸನ್ನು ಪಡೆದನು.

قَدْ قَاتَرَ قَوْمًا عَظِيمًا ﴿٧٠﴾


72. ನಾವು ಈ ಅಮಾನತ್ತನ್ನು²² ಆಕಾಶಗಳ, ಭೂಮಿಯ ಮತ್ತು ಪರ್ವತಗಳ ಮುಂದಿರಿಸಿದೆವು. ಆಗ ಅವು ಅದನ್ನು ಎತ್ತಿಕೊಳ್ಳಲು ಸಿದ್ಧವಾಗಲಿಲ್ಲ ಮತ್ತು ಅದರಿಂದ ಭೀತರಾದವು. ಆದರೆ, ಮಾನವನು ಅದನ್ನು ಎತ್ತಿಕೊಂಡನು. ನಿಶ್ಚಯವಾಗಿಯೂ ಅವನು ದೊಡ್ಡ ಅಕ್ರಮಿಯೂ ತಿಳಿಗೇಡಿಯೂ ಆಗಿರುತ್ತಾನೆ.²³

إِنَّا عَرَضْنَا الْأَمَانَةَ عَلَى السَّمَوَاتِ
وَ الْأَرْضِ وَالْجِبَالِ فَأَبَيْنَ أَنْ
يَحْمِلْنَهَا وَأَشْفَقْنَ مِنْهَا وَحَمَلَهَا
الْإِنْسَانُ إِنَّهُ كَانَ ظَلُومًا جَهُولًا ﴿٧١﴾

73. (ಈ ಅಮಾನತ್ತಿನ ಹೊರೆಯನ್ನು ಹೊತ್ತುದರ ಪರಿಣಾಮ ವೇನೆಂದರೆ) ಇದು, ಅಲ್ಲಾಹನು ಕಪಟವಿಶ್ವಾಸಿಗಳಿಗೂ ಕಪಟ ವಿಶ್ವಾಸಿನಿಯರಿಗೂ ಬಹುದೇವಾರಾಧಕರಾದ ಪುರುಷರಿಗೂ ಸ್ತ್ರೀಯರಿಗೂ ಶಿಕ್ಷೆ ಕೊಡುವಂತಾಗಲು ಮತ್ತು ಸತ್ಯವಿಶ್ವಾಸಿಗಳಾದ ಪುರುಷರು ಮತ್ತು ಸ್ತ್ರೀಯರ ಪಶ್ಚಾತ್ತಾಪವನ್ನು ಅಲ್ಲಾಹನು ಸ್ವೀಕರಿಸುವಂತಾಗಲು. ಅಲ್ಲಾಹ್ ಅತ್ಯಂತ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

لِيُعَذِّبَ اللَّهُ الْمُنَافِقِينَ وَالْمُنَافِقَاتِ
وَالْمُشْرِكِينَ وَالْمُشْرِكَاتِ وَيَتُوبَ
اللَّهُ عَلَى الْمُؤْمِنِينَ وَالْمُؤْمِنَاتِ
وَكَانَ اللَّهُ غَفُورًا رَحِيمًا ﴿٧٢﴾

22. 'ಅಮಾನತ್ತು' ಎಂದರೆ ಮಾನವನಿಗೆ ಭೂಮಿಯಲ್ಲಿ ಅಧಿಕಾರವನ್ನೂ ಬುದ್ಧಿಶಕ್ತಿಯನ್ನೂ ಪ್ರದಾನ ಮಾಡುವ ಮೂಲಕ ಅಲ್ಲಾಹನು ವಿಧಿಸಿರುವ ಕರ್ತವ್ಯಗಳ ಹೊರೆ.
23. ಅರ್ಥಾತ್- ಈ 'ಅಮಾನತ್ತು'ಗಳ ವಾಹಕನಾಗಿಯೂ ಅವನು ತನ್ನ ಕರ್ತವ್ಯವನ್ನರಿಯುವುದಿಲ್ಲ. ಕರ್ತವ್ಯಚ್ಯುತಿ ಮಾಡಿ ಅವನು ತನ್ನ ಮೇಲೆಯೇ ಅಕ್ರಮವೆಸಗುತ್ತಾನೆ.




34. ಪಬಾ

(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಸರ್ವ ಪ್ರಶಂಸೆಗಳೂ ಭೂಮಿ-ಆಕಾಶಗಳಲ್ಲಿರುವ ಪ್ರತಿಯೊಂದು ವಸ್ತುವಿನ ಒಡೆಯನಾಗಿರುವ ಅಲ್ಲಾಹನಿಗೆ ಮೊಸಲು ಮತ್ತು ಪರಲೋಕದಲ್ಲೂ ಪ್ರಶಂಸೆಗಳು ಅವನಿಗೇ ಇದೆ. ಅವನು ವಿವೇಕಪೂರ್ಣನೂ ವಿವರಪೂರ್ಣನೂ ಆಗಿರುತ್ತಾನೆ.
2. ಭೂಮಿಯೊಳಗೆ ಹೋಗುವ ಹಾಗೂ ಅದರೊಳಗಿಂದ ಹೊರ ಬರುವ ಮತ್ತು ಆಕಾಶದಿಂದ ಇಳಿಯುವ ಹಾಗೂ ಅದರ ಮೇಲೆರುವ ಸಕಲವನ್ನೂ ಅವನು ಬಲ್ಲವನಾಗಿರುತ್ತಾನೆ. ಅವನು ಕರುಣಾನಿಧಿಯೂ ಕ್ಷಮಾಶೀಲನೂ ಆಗಿರುತ್ತಾನೆ.
3. ನಮ್ಮ ಮೇಲೆ ಪುನರುತ್ಥಾನದ ಘಳಿಗೆ ಬರುವುದಿಲ್ಲವಲ್ಲ ಎಂದು ಸತ್ಯನಿಷೇಧಿಗಳು ಹೇಳುತ್ತಾರೆ. ಹೇಳಿರಿ- "ಪರೋಕ್ಷ ಜ್ಞಾನಿಯಾದ ನನ್ನ ಪ್ರಭುವಿನಾಣೆಗೂ ಅದು ನಿಮ್ಮ ಮೇಲೆ ಬಂದೇ ತೀರುವುದು. ಆಕಾಶಗಳಲ್ಲಾಗಲಿ, ಭೂಮಿಯಲ್ಲಾಗಲಿ, ಅಣು ಮಾತ್ರದಷ್ಟು ವಸ್ತುವೂ ಅವನಿಂದ ಅಡಗಿರುವುದಿಲ್ಲ. ಅಣುವಿಗಿಂತ ದೊಡ್ಡದೂ ಇಲ್ಲ ಅದಕ್ಕಿಂತ ಚಿಕ್ಕದೂ ಇಲ್ಲ. ಎಲ್ಲವೂ ಒಂದು ಸುಸ್ಪಷ್ಟ ಗ್ರಂಥದಲ್ಲಿ ಲಿಖಿತವಿದೆ."
4. ಈ ಪುನರುತ್ಥಾನ ದಿನವು ಸತ್ಯವಿಶ್ವಾಸವನ್ನು ಸ್ವೀಕರಿಸಿದವರಿಗೂ ಸತ್ಯವಿಶ್ವಾಸವನ್ನು ಸಗಿದವರಿಗೂ ಪ್ರತಿಫಲ ನೀಡಲಿಕ್ಕಾಗಿ ಬರುವುದು. ಅವರಿಗಾಗಿ ಕ್ಷಮೆಯೂ ಸನ್ನಾಹ್ಯ ಜೀವನಾಧಾರವೂ ಇವೆ.
5. ನಮ್ಮ ಸೂಕ್ತಗಳನ್ನು ಕೀಳಾಗಿ ಸಲು ಶ್ರಮಿಸಿದವರಿಗೆ ಅತಿ ನಿಕ್ಕಷ್ಟು ತರದ ವೇದನಾತ್ಮಕ ಯಾತನೆ ಇದೆ.



بِسْمِ اللَّهِ الرَّحْمَنِ الرَّحِيمِ ١

أَلْحَمْدُ لِلَّهِ الَّذِي لَهُ مَا فِي السَّمَوَاتِ
وَمَا فِي الْأَرْضِ وَكَهْ أَلْحَمْدُ فِي الْآخِرَةِ
وَهُوَ الْحَكِيمُ الْخَبِيرُ ٢

يَعْلَمُ مَا يَلْجِبُ فِي الْأَرْضِ وَمَا يَخْرُجُ
مِنْهَا وَمَا يَنْزِلُ مِنَ السَّمَاءِ وَمَا يَعْرُجُ
فِيهَا ٣ وَهُوَ الرَّحِيمُ الْغَفُورُ ٤

وَقَالَ الَّذِينَ كَفَرُوا لَا تَأْتِينَا السَّاعَةُ
قُلْ بَلَىٰ وَرَأَيْتُمْ كَيْفَ تَكْفُرُونَ ٥
لَا يَعْرُبُ عَنْهُ مِثْقَالُ ذَرَّةٍ فِي السَّمَوَاتِ
وَلَا فِي الْأَرْضِ وَلَا أَصْغَرُ مِنْ ذَلِكَ
وَلَا أَكْبَرُ إِلَّا فِي كِتَابٍ مُبِينٍ ٦

لَيَجْزِيَنَّ الَّذِينَ آمَنُوا وَعَمِلُوا الصَّالِحَاتِ
أُولَٰئِكَ لَهُمْ مَغْفِرَةٌ ٧ وَرِزْقٌ كَرِيمٌ ٨

وَالَّذِينَ سَعَوْا فِي آيَاتِنَا مُعْجِزِينَ
أُولَٰئِكَ لَهُمْ عَذَابٌ مِّن رَّجْزٍ أَلِيمٌ ٩

6. ಪೈಗಂಬರರೇ, ನಿಮ್ಮ ಪ್ರಭುವಿನ ವತಿಯಿಂದ ನಿಮ್ಮ ಮೇಲೆ ಅವತೀರ್ಣ ಗೊಳಿಸಲ್ಪಟ್ಟಿರುವುದೆಲ್ಲಾ ಪರಮ ಸತ್ಯವೆಂದೂ ಪ್ರಬಲನೂ ಪ್ರಶಂಸಾರ್ಹನೂ ಆದ ಅಲ್ಲಾಹನ ಮಾರ್ಗವನ್ನು ಅದು ತೋರಿಸುತ್ತದೆಂದೂ ಜ್ಞಾನ ನೀಡಲ್ಪಟ್ಟವರು ಚೆನ್ನಾಗಿ ತಿಳಿದಿರುತ್ತಾರೆ.

وَيَرَى الَّذِينَ أُوْتُوا الْعِلْمَ الَّذِي أُنزِلَ
إِلَيْكَ مِنْ رَبِّكَ هُوَ الْحَقُّ وَيَهْدِي
إِلَى صِرَاطٍ الْعَزِيزِ الْحَمِيدِ ①

7. "ನಿಮ್ಮ ದೇಹದ ಪ್ರತಿಯೊಂದು ಕಣವೂ ಚಿಲ್ಟಾಪಿಲ್ಲಿಯಾಗಿ ಹೋಗಿ ಬಿಟ್ಟು ಬಳಿಕ ನೀವು ಪುನಃ ಹೊಸತಾಗಿ ಸೃಷ್ಟಿಸಲ್ಪಡುವಿರಂಬ ಸುದ್ದಿಯನ್ನು ತಿಳಿಸುವಂತಹ ಒಬ್ಬ ವ್ಯಕ್ತಿಯನ್ನು ನಾವು ನಿಮಗೆ ತೋರಿಸಿ ಕೊಡಲೇ?

وَقَالَ الَّذِينَ كَفَرُوا هَلْ نَدُلُّكُمْ
عَلَى رَجُلٍ يُنَبِّئُكُمْ إِذَا مُرِّقْتُمْ كُلَّ
مُسْرَقٍ إِنَّكُمْ لَفِي حَلْقٍ جَدِيدٍ ①

8. ಇವನು ಅಲ್ಲಾಹನ ಹೆಸರಿನಿಂದ ಸುಳ್ಳನ್ನು ಸೃಷ್ಟಿಸುತ್ತಾನೋ ಅಥವಾ ಇವನಿಗೆ ಹುಚ್ಚು ಹಿಡಿದಿದೆಯೋ ಎಂಬುದು ತಿಳಿಯದು" ಎಂದು ಸತ್ಯನಿಷೇಧಿಗಳು ಜನರೊಡನೆ ಹೇಳುತ್ತಾರೆ. ಹಾಗಲ್ಲ, ವಾಸ್ತವದಲ್ಲಿ ಪರಲೋಕವನ್ನು ನಂಬದವರು ಯಾತನೆಗೊಳಗಾಗುವರು ಮತ್ತು ಅವರೇ ಅತ್ಯಂತ ಪಥಭ್ರಷ್ಟರು.

أَنزَلْنَاهُ عَلَى اللَّهِ كَذِبًا أَمْ بِهِ حِفْظٌ
بَلِ الَّذِينَ لَا يُؤْمِنُونَ بِالْآخِرَةِ
فِي الْعَذَابِ وَالضَّلَالِ الْبَعِيدِ ①

9. ಇವರನ್ನು ಮುಂದಿನಿಂದಲೂ ಹಿಂದಿನಿಂದಲೂ ಸುತ್ತವರಿದು ಕೊಂಡಿರುವ ಭೂಮಿ-ಆಕಾಶಗಳನ್ನು ಇವರೆಂದೂ ಕಂಡಿಲ್ಲವೇ? ನಾವಿಷ್ಟಪಟ್ಟರೆ ಇವರನ್ನು ಭೂಮಿಯಲ್ಲಿ ಹುಗಿದು ಬಿಡುವೆವು ಅಥವಾ ಆಕಾಶದ ಕೆಲವು ತುಂಡುಗಳನ್ನು ಇವರ ಮೇಲೆ ಬೀಳಿಸಿ ಬಿಡುವೆವು. ವಾಸ್ತವದಲ್ಲಿ ಪಶ್ಚಾತ್ತಾಪ ಪಟ್ಟು ಅಲ್ಲಾಹನ ಕಡೆಗೆ ಮರಳುವಂತಹ ಪ್ರತಿಯೊಬ್ಬ ದಾಸನಿಗೂ ಇದರಲ್ಲೊಂದು ನಿರ್ದರ್ಶನವಿದೆ.

أَفَلَمْ يَرَوْا إِلَى مَا بَيْنَ أَيْدِيهِمْ وَمَا
خَلْفَهُمْ مِنْ السَّمَاءِ وَالْأَرْضِ إِنَّ
نَسْأًا نَحْسِفُ بِهِمُ الْأَرْضَ أَوْ نُسْقِطُ
عَلَيْهِمْ كِسْفًا مِنَ السَّمَاءِ إِنَّ فِي ذَلِكَ
لَآيَةً لِّكُلِّ عَبْدٍ مُّنِيبٍ ①

10-11. ನಾವು ದಾವೂದರಿಗೆ ನಮ್ಮ ಕಡೆಯಿಂದ ಮಹಾ ಅನುಗ್ರಹ ಪ್ರದಾನ ಮಾಡಿದ್ದೆವು. "ಪರ್ವತಗಳೇ, ಇವರೊಡನೆ ಸಾಮರಸ್ಯ ಹೊಂದಿರಿ" (ಎಂದು ನಾವು ಅಪ್ಪಣೆ ಕೊಟ್ಟೆವು ಮತ್ತು ಇದೇ ಆಜ್ಞೆಯನ್ನು) ಪಕ್ಷಿಗಳಿಗೆ ಕೊಟ್ಟೆವು. ಕವಚಗಳನ್ನು ತಯಾರಿಸಿರಿ ಮತ್ತು ಅವುಗಳ ಕುಣಿಕೆಗಳನ್ನು ಸರಿಯಾದ ಪ್ರಮಾಣದಲ್ಲಿರಿಸಿರಿ ಎಂಬ ಮಾರ್ಗದರ್ಶನದೊಂದಿಗೆ ನಾವು ಅವರಿಗಾಗಿ ಕಬ್ಬಿಣವನ್ನು ಮೃದುಗೊಳಿಸಿದೆವು. (ದಾವೂದರ ಸಂತತಿಗಳೇ) ಸತ್ಕರ್ಮವೆಸಗಿರಿ, ನೀವು ಮಾಡುವುದನ್ನೆಲ್ಲ ನಾನು ನೋಡುತ್ತಿದ್ದೇನೆ.

وَلَقَدْ آتَيْنَا دَاوُدَ مِنَّا فَضْلًا يُجِبَالٍ
أَوْبِي مَعَهُ وَالظَّيْرِ وَكَانَ لَهُ
الْحَدِيدُ ①
أَنِ اعْمَلْ سَابِغَةً وَاتِّرِ فِي السَّرْدِ
وَاعْمَلْ صَالِحًا إِنِّي بِمَا تَعْمَلُونَ بَصِيرٌ ①

12. ನಾವು ಸುಲೈಮಾನರಿಗೆ ಗಾಳಿಯನ್ನು ನಿಯಂತ್ರಿಸಿಕೊಟ್ಟೆವು. ಅದರ

وَلِسُلَيْمَانَ الرِّيحَ غُدُوُّهَا شَهْرٌ وَ

ಬೆಳಗಿನ ಚಲನೆ ಒಂದು ತಿಂಗಳ ದಾರಿಯ ವರೆಗೆ ಮತ್ತು ಸಂಜೆಯ ಚಲನೆ ಒಂದು ತಿಂಗಳ ದಾರಿಯ ವರೆಗೆ. ನಾವು ಅವರಿಗಾಗಿ ಕರಗಿದ ತಾಮ್ರದ ಚಿಲುಮೆಯನ್ನು ಹರಿಸಿದವು ಮತ್ತು ತಮ್ಮ ಪ್ರಭುವಿನ ಅಪ್ಪಣೆ ಪ್ರಕಾರ ಅವರ ಮುಂದೆ ಕೆಲಸ ಮಾಡುತ್ತಿದ್ದ ಯಕ್ಷಗಳನ್ನು ಅವರ ಅಧೀನಕ್ಕೆ ಕೊಟ್ಟೆವು. ಅವರ ಪೈಕಿ ನಮ್ಮ ಆಜ್ಞೋಲ್ಲಂಘನೆ ಮಾಡುತ್ತಿದ್ದವನಿಗೆ ನಾವು ಧಗಧಗಿಸುವ ಅಗ್ನಿಯ ಸವಿಯನ್ನುಣಿಸುತ್ತಿದ್ದೆವು.

رَوَّاحَهَا شَهْرًا ۖ وَاسْلَمْنَا لَهُ عَيْنَ
الْقَطْرِ ۖ وَمِنَ الْجِنَّ مَنْ يَعْمَلُ بَيْنَ
يَدَيْهِ بِأُذُنِ رَبِّهِ ۖ وَمَنْ يَزِغْ مِنْهُمْ
عَنْ أَمْرِنَا نُنَزِّلْهُ مِنْ عَذَابِ السَّعِيرِ ۝

13. ಅವರು ಇವರಿಗಾಗಿ (ಸುಲೈಮಾನರಿಗಾಗಿ) ಇವರು ಇಚ್ಛಿಸಿದುದನ್ನೆಲ್ಲ ಮಾಡುತ್ತಿದ್ದರು. ಉನ್ನತ ಕಟ್ಟಡಗಳು, ಚಿತ್ರಗಳು,¹ ದೊಡ್ಡ ದೊಡ್ಡ ಕೊಳಗಳಂತಹ ಹರಿವಾಣಗಳು ಮತ್ತು ತಮ್ಮ ಸ್ಥಾನದಿಂದ ಸರಿಯಾದ ಬೃಹತ್ ಕಡಾಯಗಳು. ದಾವೂದರ ಸಂತತಿಯೇ ಕೃತಜ್ಞತೆಯ ರೀತಿಯಲ್ಲಿ ಕರ್ಮವೆಸಗಿರಿ.² ನನ್ನ ದಾಸರಲ್ಲಿ ಕೆಲವು ಮಂದಿ ಮಾತ್ರ ಕೃತಜ್ಞರಾಗಿದ್ದಾರೆ.

يَعْمَلُونَ لَهُ مَا يَشَاءُ مِنْ مَحَارِبٍ
وَتَمَانِيْلٍ وَجِفَانٍ كَالْجَوَابِ وَقُدُورٍ
رُسِيَّتٍ ۖ إِعْمَلُوا آلَ دَاوُدَ شُكْرًا ۖ
وَاقْلِيلٌ ۖ مِنْ عِبَادِيَ الشَّاكِرِينَ ۝

14. ಅನಂತರ ನಾವು ಸುಲೈಮಾನರಿಗೆ ಮರಣವನ್ನು ವಿಧಿಸಿದಾಗ ಯಕ್ಷಗಳಿಗೆ ಅವರ ಮರಣದ ಸುಳಿವು ಕೊಡಲು ಅವರ ಲಾಠಿಯನ್ನು ತಿನ್ನುತ್ತಿದ್ದ ಕೀಟದ ಹೊರತು ಬೇರಾವ ವಸ್ತುವೂ ಇರಲಿಲ್ಲ. ಹೀಗೆ ಸುಲೈಮಾನರು ಬಿದ್ದಾಗ ತಮಗೆ ಪರೋಕ್ಷ ಜ್ಞಾನವಿರುತ್ತಿದ್ದರೆ ತಾವು ಇಂತಹ ಅಪಮಾನಕರ ಯಾತನೆಯಲ್ಲಿ ಬೀಳುತ್ತಿರಲಿಲ್ಲವೆಂಬ ಮಾತು ಯಕ್ಷಗಳಿಗೆ ಬಯಲಾಯಿತು.

فَلَمَّا قَضَيْنَا عَلَيْهِ الْمَوْتَ مَا دَلَّهُمْ
عَلَىٰ مَوْتِهِ إِلَّا دَابَّةٌ الْأَرْضِ تَأْكُلُ
مِنْسَاتِهِ ۖ فَكَلِمًا حَخْرًا تَبَيَّنَتِ الْجِنَّ أَنَّهُ
لُو كَانُوا يَعْلَمُونَ الْغَيْبَ مَا لَبِئُوا
فِي الْعَذَابِ الْمُهِينِ ۝

15. 'ಸಬಾ'ದವರಿಗೆ ಅವರ ಸ್ವಂತ ವಾಸಸ್ಥಾನದಲ್ಲೇ ಒಂದು ನಿದರ್ಶನ ಮತ್ತು ಬಲಭಾಗದಲ್ಲೂ ಎಡಭಾಗದಲ್ಲೂ ಎರಡು ತೋಟಗಳು.³ ನಿಮ್ಮ ಪ್ರಭು ಕೊಟ್ಟ ಆಹಾರವನ್ನುಣ್ಣಿರಿ ಮತ್ತು ಅವನಿಗೆ ಕೃತಜ್ಞತೆ ಸಲ್ಲಿಸಿರಿ. ನಾಡು ಉತ್ತಮವೂ ಪರಿಶುದ್ಧವೂ ಆಗಿತ್ತು. ಪ್ರಭು ಕ್ಷಮಾಶೀಲನಾಗಿದ್ದನು.

لَقَدْ كَانَ لِسَبَإٍ فِي مَسْكِنِهِمْ آيَةٌ ۚ
جَنَّاتٍ عَنْ يَمِينٍ وَشِمَالٍ ۚ
كُلُوا مِنْ رِزْقِ رَبِّكُمْ وَاشْكُرُوا لَهُ ۚ
بَلَدَةٌ طَيِّبَةٌ ۚ وَرَبِّ غَفُورٌ ۝

16. ಆದರೆ ಅವರು ವಿಮುಖರಾಗಿ ಹೋದರು. ಕೊನೆಗೆ ನಾವು ಅವರ

فَأَعْرَضُوا فَأَرْسَلْنَا عَلَيْهِمْ سَيْلَ

1. ಚಿತ್ರಗಳು ಎಂದರೆ ಅವು ಮಾನವರ ಅಥವಾ ಪ್ರಾಣಿಗಳ ಚಿತ್ರಗಳೇ ಆಗಿರಬೇಕಾಗಿಲ್ಲ. ಹ. ಸುಲೈಮಾನ್, ಮೂಸಾರ(ಅ) ಶರೀಅತ್‌ನ ಪಾಲಕರಾಗಿದ್ದರು. ಮಾನವರ ಮತ್ತು ಪ್ರಾಣಿಗಳ ಚಿತ್ರ ತಯಾರಿಸುವುದು ಮುಹಮ್ಮದ್‌ರ(ಸ) ಶರೀಅತ್‌ನಲ್ಲಿ ನಿಷಿದ್ಧವಾಗಿರುವಂತೆಯೇ ಹ. ಮೂಸಾರ(ಅ) ಶರೀಅತ್‌ನಲ್ಲೂ ನಿಷಿದ್ಧವಾಗಿತ್ತು.

2. ಅರ್ಥಾತ್- ಕೃತಜ್ಞ ದಾಸರಂತೆ ಕಾರ್ಯವೆಸಗಿರಿ.

3. ಇದರ ಅರ್ಥ ಸಮಸ್ತ ದೇಶದಲ್ಲಿ ಎರಡೇ ತೋಟಗಳಿದ್ದವು ಎಂದಲ್ಲ. ಸಬಾದ ಸಮಸ್ತ ಸಾಮ್ರಾಜ್ಯ ಉದ್ಯಾನವನವಾಗಿ ಮಾರ್ಪಟ್ಟಿತ್ತು ಎಂಬುದು ಇದರ ಅರ್ಥ. ವ್ಯಕ್ತಿಯೊಬ್ಬ ಎಲ್ಲೆಡೆ ನಿಂತು ನೋಡಿದರೂ ಎಡಕ್ಕೂ ಬಲಕ್ಕೂ ಅವನಿಗೆ ಉದ್ಯಾನಗಳೇ ಗೋಚರಿಸುತ್ತವೆ.

21. ಇಬ್ಲೀಸನಿಗೆ ಅವರ ಮೇಲೇನೂ ಅಧಿಕಾರ ಪ್ರಾಪ್ತವಿರಲಿಲ್ಲ. ಆದರೆ ಪರಲೋಕವನ್ನು ನಂಬುವವನಾರು ಮತ್ತು ಅದರ ಬಗ್ಗೆ ಸಂಶಯಗ್ರಸ್ತನಾರು ಎಂದು ನಾವು ತಿಳಿಯ ಬಯಸಿದ್ದುದರಿಂದ ಹೀಗೆಲ್ಲ ಆಯಿತು. ನಿನ್ನ ಪ್ರಭು ಪ್ರತಿಯೊಂದು ವಿಷಯದ ಮೇಲೋಟವುಳ್ಳವನಾಗಿರುತ್ತಾನೆ.

وَمَا كَانَ لَهُ عَلَيْهِمْ مِنْ سُلْطٰنٍ اِلَّا
لِنَعْلَمَ مَنْ يُّؤْمِنُ بِالْآخِرَةِ مِمَّنْ هُوَ
مِنْهَا فِي شَكٍّ وَرَبُّكَ عَلَى كُلِّ
شَيْءٍ حَفِيظٌ ﴿٢١﴾

22. (ಪ್ರೆಗಂಬರರೇ, ಈ ಬಹುದೇವವಿಶ್ವಾಸಿಗಳೊಡನೆ) ಹೇಳಿರಿ, "ನೀವು ಅಲ್ಲಾಹನ ಹೊರತಾಗಿ ನಿಮ್ಮ ಆರಾಧ್ಯರೆಂದು ಭಾವಿಸಿ ಕೊಂಡಿರುವವುಗಳನ್ನು ಪ್ರಾರ್ಥಿಸಿ ನೋಡಿರಿ. ಆಕಾಶಗಳಲ್ಲಾಗಲಿ, ಭೂಮಿಯಲ್ಲಾಗಲಿ ಅವರು ಅಣುಗಾತ್ರದ ವಸ್ತುವಿಗೂ ಒಡೆಯ ರಲ್ಲ. ಅವರು ಭೂಮಿ-ಆಕಾಶಗಳ ಸೊತ್ತಿನಲ್ಲಿ ಪಾಲುದಾರರೂ ಅಲ್ಲ, ಅವರಲ್ಲಾರೂ ಅಲ್ಲಾಹನ ಸಹಾಯಕನೂ ಅಲ್ಲ.

قُلْ اَدْعُوا الَّذِيْنَ رَعَمْتُمْ مِنْ دُوْنِ
اللّٰهِ لَا يَبْلُغُوْنَ مِثْقَالَ ذَرَّةٍ فِي
السَّمٰوٰتِ وَلَا فِي الْاَرْضِ وَمَا لَهُمْ فِيْهَا
مِنْ شَرْكٍ وَّ مَا لَهُ مِنْهُمْ مِنْ ظٰلِمٍ ﴿٢٢﴾

23. ಅಲ್ಲಾಹನು ಶಿಫಾರಸು ಮಾಡಲು ಅನುಮತಿ ನೀಡಿದ ವ್ಯಕ್ತಿಯ ಹೊರತು ಅಲ್ಲಾಹನ ಸನ್ನಿಧಿಯಲ್ಲಿ ಯಾವ ಶಿಫಾರಸೂ ಯಾರ ಬಗ್ಗೆಯೂ ಫಲಕಾರಿಯಾಗದು. ಎಷ್ಟರವರೆಗೆಂದರೆ- ಜನರ ಹೃದಯ ದಿಂದ ಭೀತಿಯು ದೂರವಾದಾಗ ಅವರು (ಶಿಫಾರಸುದಾರರೊಡನೆ) ನಿಮ್ಮ ಪ್ರಭು ಏನುತ್ತರ ಕೊಟ್ಟನೆಂದು ಕೇಳುವರು. ಸರಿಯಾದ ಉತ್ತರ ಸಿಕ್ಕಿದೆ ಮತ್ತು ಅವನು ಮಹೋನ್ನತನೂ ಮಹಾನನೂ ಆಗಿರುತ್ತಾನೆ" ಎಂದು ಅವರು ಹೇಳುವರು.

وَلَا تَنْفَعُ الشَّفَاعَةُ عِنْدَكَ اِلَّا لِمَنْ اُوْن
لَهُ حَقٌّ اِذَا فُرِعَ عَنْ قُلُوْبِهِمْ قَالُوْا
مَاذَا قَالَ رَبُّكُمْ قَالُوْا الْحَقُّ وَّ
هُوَ الْعَلِيُّ الْكَبِيْرُ ﴿٢٣﴾

24. (ಪ್ರೆಗಂಬರರೇ) ನಿಮಗೆ ಭೂಮಿ-ಆಕಾಶಗಳಿಂದ ಜೀವನಾಧಾರ ಕೊಡುವವನಾರೆಂದು ಇವರೊಡನೆ ಕೇಳಿರಿ. ಹೇಳಿರಿ- "ಅಲ್ಲಾಹ್. ಈಗ ನಿಶ್ಚಯವಾಗಿಯೂ ನಮ್ಮ ಮತ್ತು ನಿಮ್ಮ ಪೈಕಿ ಕೇವಲ ಒಬ್ಬನೇ ಸನ್ಮಾರ್ಗದಲ್ಲಿದ್ದಾನೆ ಅಥವಾ ಸುವ್ಯಕ್ತ ಪಥಭ್ರಷ್ಟತೆಯಲ್ಲಿದ್ದಾನೆ."

قُلْ مَنْ يَّبْرُرْكُمْ مِنْ السَّمٰوٰتِ
وَ الْاَرْضِ قُلِ اللّٰهُ وَاِنَّا اَوْ اِيَّاكُمْ
لَعَلٰى هُدٰى اَوْ فِي ضَلٰلٍ مُّبِيْنٍ ﴿٢٤﴾

25. ಇವರೊಡನೆ ಹೇಳಿರಿ, "ನಾವು ಮಾಡಿದ ಅಪರಾಧದ ಕುರಿತು ನಿಮ್ಮೊಡನೆ ಪ್ರಶ್ನಿಸಲಾಗದು ಮತ್ತು ನೀವು ಮಾಡುತ್ತಿರುವುದರ ಕುರಿತು ನಮ್ಮೊಡನೆ ಪ್ರಶ್ನಿಸಲಾಗದು."

قُلْ لَا تُسْئَلُوْنَ عَمَّا اَجْرَمْنَا وَلَا نُسْئَلُ
عَمَّا تَعْمَلُوْنَ ﴿٢٥﴾

26. ಹೇಳಿರಿ- ನಮ್ಮ ಪ್ರಭು ನಮ್ಮನ್ನು ಒಟ್ಟುಗೂಡಿಸುವನು ತರುವಾಯ ನಮ್ಮ ನಡುವೆ ಸರಿಯಾದ ತೀರ್ಮಾನ ಮಾಡುವನು. ಅವನು ಸರ್ವವನ್ನೂ ಅರಿತಿರುವಂತಹ ಪ್ರಬಲ ನ್ಯಾಯಾಧೀಶನಾಗಿರುತ್ತಾನೆ.

قُلْ يَجْمَعُ بَيْنَنَا رَبُّنَا ثُمَّ يَفْتَحُ بَيْنَنَا
بِالْحَقِّ وَّ هُوَ الْفَتّٰحُ الْعَلِيْمُ ﴿٢٦﴾

27. ಇವರೊಡನೆ- "ನೀವು ಅವನೊಂದಿಗೆ ಸಹಭಾಗಿಗಳಾಗಿ ಮಾಡಿಟ್ಟು ಕೊಂಡಿರುವವರನ್ನು ನನಗೊಮ್ಮೆ ತೋರಿಸಿ ಕೊಡಿರಿ ನೋಡೋಣ" ಎಂದು ಹೇಳಿರಿ. ಎಷ್ಟು ಮಾತ್ರಕ್ಕೂ ಇಲ್ಲ, ಅತ್ಯಂತ ಪ್ರಬಲನೂ ಧೀಮಂತನೂ ಆಗಿರುವಾತನು ಅಲ್ಲಾಹನು ಮಾತ್ರ.

قُلْ أَرُونِي الَّذِينَ أَلْحَقْتُمْ بِهِ شُرَكَاءَ
كَلَّا بَلْ هُوَ اللَّهُ الْعَزِيزُ الْحَكِيمُ ﴿٣٧﴾

28. (ಪೈಗಂಬರರೇ,) ನಾವು ನಿಮ್ಮನ್ನು ಸಕಲ ಮಾನವರಿಗೆ ಸುವಾರ್ತೆ ಕೊಡುವವರಾಗಿಯೂ ಎಚ್ಚರಿಕೆ ನೀಡುವವರಾಗಿಯೂ ಮಾಡಿ ಕಳುಹಿಸಿರುತ್ತೇವೆ. ಆದರೆ ಹೆಚ್ಚಿನವರು ಅರಿಯುವುದಿಲ್ಲ.

وَمَا أَرْسَلْنَاكَ إِلَّا كَافَّةً لِّلنَّاسِ بَشِيرًا
وَنَذِيرًا وَلَكِنَّ أَكْثَرَ النَّاسِ
لَا يَعْلَمُونَ ﴿٣٨﴾

29. "ನೀವು ಸತ್ಯವಂತರಾಗಿದ್ದರೆ, ಆ (ಪ್ರಳಯ ಕಾಲದ) ವಾಗ್ದಾನ ಯಾವಾಗ ನೆರವೇರುವುದು?" ಎಂದು ಕೇಳುತ್ತಾರೆ.

وَيَقُولُونَ مَتَى هَذَا الْوَعْدُ إِن
كُنْتُمْ صَادِقِينَ ﴿٣٩﴾

30. ಹೇಳಿರಿ- "ನಿಮಗೆ ನಾವು ಒಂದು ಘಳಿಗೆಯೂ ತಡ ಮಾಡಿ ತರಲು ಸಾಧ್ಯವಾಗದ ಹಾಗೂ ಒಂದು ಘಳಿಗೆಯೂ ಮುಂದಾಗಿ ತರಲಿಕ್ಕಾಗದ ಒಂದು ನಿಶ್ಚಿತ ದಿನದ ವಾಗ್ದಾನವಿದೆ."

قُلْ لَكُمْ مِيعَادُ يَوْمٍ لَّا تَسْتَأْخِرُونَ
عَنْهُ سَاعَةً وَلَا تَسْتَقْدِمُونَ ﴿٤٠﴾

31. ಈ ಕುರ್ಆನನ್ನೂ ಇದಕ್ಕಿಂತ ಮುಂಚೆ ಬಂದಿರುವಂತಹ ಯಾವ ಗ್ರಂಥವನ್ನೂ ನಾವು ಎಷ್ಟು ಮಾತ್ರಕ್ಕೂ ಒಪ್ಪಲಾರೆವೆಂದು ಈ ಸತ್ಯನಿಷೇಧಿಗಳು ಹೇಳುತ್ತಾರೆ. ಅಕಟ! ಈ ಅಕ್ರಮಿಗಳು ತಮ್ಮ ಪ್ರಭುವಿನ ಮುಂದೆ ನಿಲ್ಲುವಾಗಿನ ಇವರ ಅವಸ್ಥೆಯನ್ನು ನೀವು ಕಾಣುತ್ತಿದ್ದರೆ! ಆಗ ಇವರು ಪರಸ್ಪರ ಆರೋಪ ಹೊರಿಸು ವರು. ಈ ಲೋಕದಲ್ಲಿ ಮರ್ದಿತರಾಗಿದ್ದವರು ಅಹಂಕಾರಿಗಳೊಡನೆ, "ನೀವಿಲ್ಲದಿರುತ್ತಿದ್ದರೆ ನಾವು ಸತ್ಯವಿಶ್ವಾಸಿಗಳಾಗುತ್ತಿದ್ದೆವು" ಎನ್ನುವರು.

وَقَالَ الَّذِينَ كَفَرُوا لَنْ نُؤْمِنَ بِهَذَا
الْقُرْآنِ وَلَا بِالَّذِي بَيْنَ يَدَيْهِ
ط
وَلَوْ تَرَى إِذِ الظَّالِمُونَ مَوْتُوا فَوَقَّوْنَ عُنْدَ
رَبِّهِمْ يَرْجِعُ بَعْضُهُمْ إِلَى بَعْضٍ الْقَوْلَ
يَقُولُ الَّذِينَ اسْتَضَعُّوا لِلَّذِينَ
اسْتَكْبَرُوا لَوْ لَوْ لَأَنْتُمْ لَكِنَّا مُؤْمِنِينَ ﴿٤١﴾

32. ಆ ಅಹಂಕಾರಿಗಳು ಈ ಮರ್ದಿತರೊಡನೆ, "ನಾವು ನಿಮ್ಮ ಬಳಿಗೆ ಬಂದಿದ್ದಂತಹ ಸನ್ಮಾರ್ಗದಿಂದ ನಿಮ್ಮನ್ನು ತಡೆದಿದ್ದೇವೆ? ಇಲ್ಲ, ವಾಸ್ತವದಲ್ಲಿ ಸ್ವತಃ ನೀವೇ ಅಪರಾಧಿಗಳಾಗಿದ್ದಿರಿ" ಎಂದು ಉತ್ತರಿಸುವರು.

قَالَ الَّذِينَ اسْتَكْبَرُوا لِلَّذِينَ اسْتَضَعُّوْا
أَنْحُنُ صَدَدْنَاكُمْ عَنِ الْهُدَى بَعْدَ إِذْ
جَاءَكُمْ بَلْ كُنْتُمْ مُجْرِمِينَ ﴿٤٢﴾

33. ಆ ಮರ್ದಿತರು ಅಹಂಕಾರಿಗಳೊಡನೆ, ಅಲ್ಲ ವಾಸ್ತವದಲ್ಲಿ (ಅದು ನಿಮ್ಮದೇ) ಆಹೋರಾತ್ರಿಯ ಕುತಂತ್ರವಾಗಿತ್ತು. ನಾವು ಅಲ್ಲಾಹನನ್ನು ನಿಷೇಧಿಸಬೇಕೆಂದೂ ಇತರರನ್ನು ಅವನಿಗೆ ಸರಿ ಸಮಾನರಾಗಿ ಪರಿಗಣಿಸಬೇಕೆಂದೂ ನೀವು ನಮ್ಮೊಡನೆ ಹೇಳುತ್ತಿದ್ದಿರಿ ಎಂದು ಹೇಳುವರು. ಕೊನೆಗೆ ಇವರು ಯಾತನೆಯನ್ನು

وَقَالَ الَّذِينَ اسْتَضَعُّوا لِلَّذِينَ اسْتَكْبَرُوا
بَلْ مَكْرُ الْيَلِيلِ وَالنَّهَارِ إِذْ تَأْمُرُونَنَا أَنْ
تَكْفُرَ بِاللَّهِ وَنَجْعَلَ لَهُ أَنْدَادًا وَأَسْرُوا
الَّذِينَ آمَنُوا لِمَا رَأَوْا الْعَذَابَ ط وَجَعَلْنَا

ಕಾಣುವಾಗ ತಮ್ಮ ಮನಸ್ಸಿನಲ್ಲಿ ಪಶ್ಚಾತ್ತಾಪ ಪಡುವರು ಮತ್ತು ನಾವು ಈ ಸತ್ಯನಿಷೇಧಿಗಳ ಕೊರಳುಗಳಿಗೆ ಸಂಕೋಲೆಗಳನ್ನು ಹಾಕಿ ಬಿಡುವೆವು. ಜನರಿಗೆ ಅವರ ಕರ್ಮಗಳಿಗೆ ತಕ್ಕುದಾದ ಫಲವನ್ನೇ ಹೊರತು ಬೇರೆ ಪ್ರತಿಫಲವನ್ನು ಕೊಡಲು ಸಾಧ್ಯವೇ?

34. ನಾವು ಯಾವುದಾದರೊಂದು ನಾಡಿಗೆ ಎಚ್ಚರಿಕೆ ನೀಡುವವನನ್ನು ಕಳುಹಿಸಿದಾಗಲೆಲ್ಲಾ ಆ ನಾಡಿನ ಸ್ಥಿತಿವಂತರು- "ನೀವು ತಂದಿರುವ ಸಂದೇಶವನ್ನು ನಾವು ಸ್ವೀಕರಿಸುವುದಿಲ್ಲ" ಎಂದು ಹೇಳದೆ ಇರಲಿಲ್ಲ.

35. ನಾವು ನಿಮಗಿಂತ ಹೆಚ್ಚು ಸಂಪತ್ತನ್ನೂ ಸಂತತಿಯನ್ನೂ ಹೊಂದಿ ದ್ದೇವೆ. ನಾವು ಎಂದಿಗೂ ಶಿಕ್ಷೆ ಹೊಂದುವವರಲ್ಲವೆಂದೇ ಅವರು ಪ್ರತಿ ಸಲವೂ ಹೇಳಿದ್ದರು.

36. ಪೈಗಂಬರರೇ, ಇವರೊಡನೆ (ಹೀಗೆ) ಹೇಳಿರಿ- "ನನ್ನ ಪ್ರಭು ತಾನಿಚ್ಛಿಸಿದವರಿಗೆ ಯಥೇಷ್ಟ ಜೀವನಾಧಾರವನ್ನು ನೀಡುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಪರಿಮಿತಗೊಳಿಸುತ್ತಾನೆ. ಆದರೆ ಹೆಚ್ಚಿನವರು ಇದರ ವಾಸ್ತವಿಕತೆಯನ್ನು ತಿಳಿದಿರುವುದಿಲ್ಲ."

37. "ನಿಮ್ಮನ್ನು ನಮಗೆ ನಿಕಟಗೊಳಿಸುವ ಸಾಧನ ನಿಮ್ಮ ಸಂಪತ್ತಾಗಲೀ ನಿಮ್ಮ ಸಂತಾನವಾಗಲೀ ಅಲ್ಲ. ಯಾರು ಸತ್ಯವಿಶ್ವಾಸ ಸ್ವೀಕರಿಸಿ ಸತ್ಕರ್ಮವೆಸಗುವರೋ ಅವರು ಇದಕ್ಕೆ ಹೊರತಾಗಿರುವರು. ಅವರಿಗೆ ಅವರ ಕರ್ಮದ ಇಮ್ಮಡಿ ಪ್ರತಿಫಲವಿದೆ ಮತ್ತು ಅವರು ಅತ್ಯುನ್ನತ ಭವನಗಳಲ್ಲಿ ನಿಶ್ಚಿಂತರಾಗಿರುವರು.

38. ಇನ್ನು ನಮ್ಮ ಸೂಕ್ತಗಳನ್ನು ಕೀಳಾಗಿಸಲಿಕ್ಕಾಗಿ ಶ್ರಮಿಸುವವರು ಅವರು ಯಾತನೆಗೊಳಗಾಗುವರು."

39. ಪೈಗಂಬರರೇ ಇವರೊಡನೆ ಹೇಳಿರಿ- "ನನ್ನ ಪ್ರಭು ತನ್ನ ದಾಸರಲ್ಲಿ ತಾನಿಚ್ಛಿಸಿದವರಿಗೆ ವಿಸ್ತೃತ ಜೀವನಾಧಾರವನ್ನೀಯುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಪರಿಮಿತಗೊಳಿಸಿ ಕೊಡುತ್ತಾನೆ. ನೀವು ಖರ್ಚು ಮಾಡುವುದರ ಸ್ಥಾನದಲ್ಲಿ ಅವನೇ ನಿಮಗೆ ಇನ್ನಷ್ಟು ಕೊಡುತ್ತಾನೆ. ಅವನು ಜೀವನಾಧಾರ ನೀಡುವವರಲ್ಲಿ ಅತ್ಯುತ್ತಮ ನಾಗಿರುತ್ತಾನೆ."

الْأَعْلَلِ فِي أَعْتَابِ الَّذِينَ كَفَرُوا هَلْ يُجْزَوْنَ إِلَّا مَا كَانُوا يَعْمَلُونَ ﴿٣٤﴾

وَمَا أَرْسَلْنَا فِي قَرْيَةٍ مِّنْ نَّذِيرٍ إِلَّا قَالَ مُتْرِكُوهَا إِنَّا بِمَا أُرْسِلْتُمْ بِهِ كَافِرُونَ ﴿٣٥﴾

وَقَالُوا نَحْنُ أَكْثَرُ أَمْوَالًا وَأَوْلَادًا وَ مَا نَحْنُ بِمُعَذَّبِينَ ﴿٣٦﴾

قُلْ إِنَّ سَرِيَّيَ يَبْسُطُ الرِّسْقَ لِمَن يَشَاءُ وَيَقْدِرُ وَلَكِنَّ أَكْثَرَ النَّاسِ لَا يَعْلَمُونَ ﴿٣٧﴾

وَمَا أَمْوَالُكُمْ وَلَا أَوْلَادُكُمْ بِآلَتِي تُفَقِّدُكُمْ عِنْدَنَا زُلْفَىٰ إِلَّا مَن آمَنَ وَعَمِلَ صَالِحًا فَأُولَٰئِكَ لَهُمْ جَزَاءٌ الصَّعِيفِ بِمَا عَمِلُوا وَهُمْ فِي الْغُرُفَاتِ آمِنُونَ ﴿٣٨﴾

وَالَّذِينَ يَسْعَوْنَ فِي آيَاتِنَا مُعْجِزِينَ أُولَٰئِكَ فِي الْعَذَابِ مُحْضَرُونَ ﴿٣٩﴾

قُلْ إِنَّ سَرِيَّيَ يَبْسُطُ الرِّسْقَ لِمَن يَشَاءُ مِنْ عِبَادِهِ وَيَقْدِرُ لَهُ وَمَا أَنْفَقْتُمْ مِّنْ شَيْءٍ فَهُوَ يُخْلِفُهُ وَهُوَ خَيْرُ الرَّازِقِينَ ﴿٤٠﴾

40. ಅವನು ಸಕಲ ಮಾನವರನ್ನು ಒಟ್ಟುಗೂಡಿಸುವ ದಿನ ದೇವಚರ ರೊಡನೆ - "ಇವರು ನಿಮ್ಮ ಆರಾಧನೆಯನ್ನೇ ಮಾಡುತ್ತಿದ್ದರೇ?" ಎಂದು ಕೇಳುವನು.

وَيَوْمَ يَحْشُرُهُمْ جَمِيعًا ثُمَّ يَقُولُ
لِلْمَلَكِ أَهْلًا أَهْلًا إِيَّاكُمْ كَانُوا
يَعْبُدُونَ ﴿٤٠﴾

41. ಆಗ ಅವರು, "ನೀನು ಪರಮ ಪಾವನನು. ನಮ್ಮ ಸಂಬಂಧವು ನಿನ್ನೊಂದಿಗಿದೆ- ಇವರೊಂದಿಗಲ್ಲ ವಾಸ್ತವದಲ್ಲಿ ಇವರು ಯಕ್ಷಗಳನ್ನು ಆರಾಧಿಸುತ್ತಿದ್ದರೇ ಹೊರತು ನಮ್ಮನ್ನಲ್ಲ. ಇವರಲ್ಲಿ ಹೆಚ್ಚಿನವರು ಅವರ ಮೇಲೆಯೇ ವಿಶ್ವಾಸವಿರಿಸಿದರು" ಎಂದು ಉತ್ತರ ಕೊಡುವರು.

قَالُوا سُبْحَانَكَ أَنْتَ وَلِيِّنَا مِنْ
دُونِهِمْ بَلْ كَانُوا يَعْبُدُونَ الْجِنَّ
أَكْثَرَهُمْ بِهِمْ مُمُؤْمِنُونَ ﴿٤١﴾

42. (ಆಗ ನಾವು) "ಇಂದು ನಿಮ್ಮ ಲ್ಲಾರೂ ಯಾರಿಗೂ ಲಾಭವನ್ನಾಗಲಿ, ನಷ್ಟವನ್ನಾಗಲಿ ಉಂಟು ಮಾಡಲಾರನು" ಮತ್ತು ಅಕ್ರಮಿಗಳೊಡನೆ, "ನೀವು ಸುಳ್ಳಾಗಿಸುತ್ತಿದ್ದ ನರಕ ಯಾತನೆಯ ರುಚಿಯನ್ನು ಈಗ ಸವಿಯಿರಿ" ಎಂದು ಹೇಳುವೆವು.

قَالِيَوْمَ لَا يَمْلِكُ بَعْضُكُمْ لِبَعْضٍ
تَنْفَعًا وَلَا ضَرًّا وَتَقُولُ لِلَّذِينَ
ظَلَمُوا ذُوقُوا عَذَابَ النَّارِ الَّتِي كُنْتُمْ
بِهَا تُكْفَرُونَ ﴿٤٢﴾

43. ಇವರಿಗೆ ನಮ್ಮ ಸುವ್ಯಕ್ತ ಸೂಕ್ತಗಳನ್ನು ಓದಿ ಹೇಳಿದಾಗ ಇವರು, "ನಿಮ್ಮ ಪೂರ್ವಜರು ಪೂಜಿಸುತ್ತಾ ಬಂದಿದ್ದಂತಹ ಆರಾಧ್ಯರಿಂದ ನಿಮ್ಮನ್ನು ತಿರುಗಿಸಿ ಬಿಡಬೇಕೆಂದೇ ಇವನ ಇಚ್ಛೆ" ಎನ್ನುತ್ತಾರೆ ಮತ್ತು "ಇದು (ಕುರ್ಆನ್) ಕೇವಲ ಒಂದು ಕಲ್ಪಿತ ಸುಳ್ಳು" ಎಂದು ಹೇಳುತ್ತಾರೆ. ಈ ಸತ್ಯನಿಷೇಧಿಗಳ ಮುಂದೆ ಸತ್ಯವು ಬಂದಾಗ ಇವರು, "ಇದು ಸೃಷ್ಟಿವಾದ ಮಾಟವೇ ಹೊರತು ಇನ್ನೇನೂ ಅಲ್ಲ" ಎಂದು ಹೇಳಿ ಬಿಟ್ಟರು.

وَإِذَا تَنَقَّلْنَا عَلَيْهِمْ آيَاتِنَا بَيِّنَاتٍ
قَالُوا مَا هَذَا إِلَّا رَجُلٌ يُرِيدُ أَنْ
يُصَدِّقَكُمْ عَمَّا كَانُوا يَعْبُدُونَ
أَبَاءَكُمْ وَقَالُوا مَا هَذَا إِلَّا
إِنْفَاكٌ مُفْتَرًى وَقَالَ الَّذِينَ
كَفَرُوا لِلْحَقِّ لَمَّا جَاءَهُمْ إِنَّ
هَذَا إِلَّا سِحْرٌ مُّبِينٌ ﴿٤٣﴾

44. ವಸ್ತುತಃ ನಾವು ಈ ಮುಂಚೆ ಇವರಿಗೆ ಓದತಕ್ಕ ಯಾವುದೇ ಗ್ರಂಥವನ್ನು ಕೊಡಲೂ ಇಲ್ಲ ಮತ್ತು ನಿಮಗಿಂತ ಮುಂಚೆ ಇವರ ಕಡೆಗೆ ಎಚ್ಚರಿಕೆ ಕೊಡುವಂತಹವನನ್ನು ಕಳುಹಿಸಿದ್ದೂ ಇಲ್ಲ.

وَمَا آتَيْنَاهُمْ مِنْ كِتَابٍ يَدْرُسُونَهَا
وَمَا أَرْسَلْنَا إِلَيْهِمْ قَبْلَكَ مِنْ
نَذِيرٍ ﴿٤٤﴾

45. ಇವರಿಗಿಂತ ಮುಂಚೆ ಗತಿಸಿದವರು ಸುಳ್ಳಾಗಿದ್ದರು. ನಾವು ಅವರಿಗೆ ನೀಡಿದುದರ ದಶಾಂಶವನ್ನೂ ಇವರು ತಲುಪಿಲ್ಲ.

وَكَذَّبَ الَّذِينَ
مِنْ قَبْلِهِمْ وَمَا
بَلَغُوا مِعْشَارَ
مَا آتَيْنَاهُمْ فَكَذَّبُوا

6. ಅರೇಬಿಯಾದ ಬಹುದೇವವಿಶ್ವಾಸಿಗಳು ದೇವಚರರನ್ನು ಆರಾಧ್ಯರೆಂದು ಭಾವಿಸುತ್ತಿದ್ದರು. ಆದ್ದರಿಂದ ಅಲ್ಲಾಹನು, ನಿರ್ಣಾಯಕ ದಿನದಂದು ದೇವಚರರೊಂದಿಗೆ ಈ ಬಗ್ಗೆ ಕೇಳಲಾದಾಗ, "ಇವರು ನಮ್ಮ ಹೆಸರಿನಲ್ಲಿ ಪಿಶಾಚಿಯ ಆರಾಧನೆ ಮಾಡುತ್ತಿದ್ದರೆಂದು ಹೇಳುವರು" ಎಂದಿದ್ದಾನೆ. ಏಕೆಂದರೆ ಅಲ್ಲಾಹನನ್ನು ಬಿಟ್ಟು ಇತರರನ್ನು ತಮ್ಮ ಇಷ್ಟಾರ್ಥ ಈಡೇರಿಸುವವರೆಂದು ಭಾವಿಸಿ ಅವರ ಮುಂದೆ ಹರಕೆ ಕಾಣಿಕೆಗಳನ್ನು ಒಪ್ಪಿಸಬೇಕೆಂಬ ವಿಧಾನವನ್ನು ಕಲಿಸಿದವನು ಪಿಶಾಚಿಯೇ ಆಗಿದ್ದಾನೆ.

<p>ಆದರೆ ಅವರು ನನ್ನ ಸಂದೇಶವಾಹಕರನ್ನು ಸುಳ್ಳಾಗಿಸಿದಾಗ ನನ್ನ ಶಿಕ್ಷೆ ಎಷ್ಟು ಕಠಿಣವಾಗಿತ್ತೆಂದು ನೋಡಿಕೊಳ್ಳಿರಿ.</p>	<p>رُسُلِي كَيْفَ كَانَ تَكْفِيرًا ﴿٦٠﴾</p>
<p>46. ಪೈಗಂಬರರೇ, ಇವರೊಡನೆ ಹೇಳಿರಿ- "ನಾನು ನಿಮಗೆ ಕೇವಲ ಒಂದು ವಿಷಯದ ಉಪದೇಶ ನೀಡುತ್ತೇನೆ. ನೀವು ಅಲ್ಲಾಹನಿಗಾಗಿ ಒಬ್ಬೊಬ್ಬರಾಗಿಯೂ ಇಬ್ಬಿಬ್ಬರು ಸೇರಿಕೊಂಡೂ ಚಿಂತನೆ ನಡೆಸಿರಿ ಮತ್ತು ನಿಮ್ಮ ಸಂಗಾತಿಯಲ್ಲಿ⁷ ಉನ್ಮಾದದಂತಹ ವಿಷಯ ಏನಿದೆಯೆಂದು ಯೋಚಿಸಿರಿ. ಅವರಂತು ಒಂದು ಘೋರ ಯಾತನೆ ಬರುವುದಕ್ಕೆ ಮುಂಚೆ ನಿಮಗೆ ಎಚ್ಚರಿಕೆ ನೀಡುವವರಾಗಿದ್ದಾರೆ."</p>	<p>قُلْ إِنَّمَا أَعْطَاكُمْ بِوَاحِدَةٍ أَنْ تَقُومُوا لِلَّهِ مَثَلِي وَفِرَادَىٰ ثُمَّ تَتَفَكَّرُونَ مَا بِصَاحِبِكُمْ مِنْ جِنَّةٍ إِنْ هُوَ إِلَّا نَذِيرٌ لَّكُمْ بَيْنَ يَدَيْ عَذَابٍ شَدِيدٍ ﴿٦١﴾</p>
<p>47. ಇವರೊಡನೆ ಹೇಳಿರಿ- "ನಾನು ನಿಮ್ಮಿಂದೇನಾದರೂ ಪ್ರತಿಫಲ ಕೇಳಿದ್ದರೆ ಅದು ನಿಮಗೇ ಇರಲಿ. ನನ್ನ ಪ್ರತಿಫಲ ಕೇವಲ ಅಲ್ಲಾಹನಲ್ಲಿದೆ ಮತ್ತು ಅವನು ಪ್ರತಿಯೊಂದಕ್ಕೆ ಸಾಕ್ಷಿಯಾಗಿರುತ್ತಾನೆ."</p>	<p>قُلْ مَا سَأَلْتُكُمْ مِنْ أَجْرٍ فَهُوَ لَكُمْ إِنْ أَجْرِيَ إِلَّا عَلَى اللَّهِ وَهُوَ عَلَىٰ كُلِّ شَيْءٍ شَهِيدٌ ﴿٦٢﴾</p>
<p>48. ಇವರೊಡನೆ ಹೇಳಿರಿ- "ನನ್ನ ಪ್ರಭು (ನನ್ನ ಮೇಲೆ) ಸತ್ಯವನ್ನು ಇಳಿಸುತ್ತಾನೆ ಮತ್ತು ಅವನು ಸಕಲ ಪರೋಕ್ಷ ವಾಸ್ತವಿಕತೆಗಳನ್ನು ಬಲ್ಲವನು."</p>	<p>قُلْ إِنَّ رَبِّي يَقْذِرُ بِالْحَقِّ عَلامُ الْغَيْبِ ﴿٦٣﴾</p>
<p>49. ಹೇಳಿರಿ- "ಈಗ ಸತ್ಯವು ಬಂದು ಬಿಟ್ಟಿತು ಇನ್ನು ಮಿಥ್ಯದಿಂದ ಏನು ಮಾಡಲಿಕ್ಕೂ ಆಗದು."</p>	<p>قُلْ جَاءَ الْحَقُّ وَ مَا يُبْدِي الْبَاطِلُ وَ مَا يُعِيدُ ﴿٦٤﴾</p>
<p>50. ಹೇಳಿರಿ- "ನಾನು ಪಥಭ್ರಷ್ಟನಾಗಿ ಹೋದರೆ ನನ್ನ ಪಥಭ್ರಷ್ಟತೆಯ ಪಾತಕ ನನ್ನ ಮೇಲಿರುವುದು ಮತ್ತು ನಾನು ಸನ್ಮಾರ್ಗದಲ್ಲಿದ್ದರೆ, ನನ್ನ ಪ್ರಭು ನನ್ನ ಮೇಲೆ ಅವತೀರ್ಣ ಗೊಳಿಸುವ (ದಿವ್ಯವಾಣಿಯ) ಆಧಾರದಲ್ಲಿರುತ್ತೇನೆ. ಅವನು ಸರ್ವಶ್ರುತನೂ ಅತ್ಯಂತ ನಿಕಟನೂ ಆಗಿರುತ್ತಾನೆ."</p>	<p>قُلْ إِنْ صَلَّيْتُ فَإِنَّمَا أَضِلُّ عَلَىٰ نَفْسِي وَإِنْ اهْتَدَيْتُ فَبِمَا يُرِي إِلَىٰ رَبِّي ط إِنَّكَ سَمِيعٌ قَرِيبٌ ﴿٦٥﴾</p>
<p>51. ಇವರು ಗಾಬರಿಗೊಂಡು ಅಲೆದಾಡುತ್ತಿರುವಾಗ ಹಾಗೂ ಎಲ್ಲೂ ತಪ್ಪಿಸಿಕೊಳ್ಳಲಾಗದಿರುವಾಗ ಮಾತ್ರವಲ್ಲ ಹತ್ತಿರದಿಂದಲೇ ಸೆರೆ ಹಿಡಿಯಲ್ಪಡುವಾಗ ನೀವು ಇವರನ್ನು ನೋಡುತ್ತಿದ್ದರೆ!</p>	<p>وَكُو تَرَىٰ إِذْ فزعُوا فَلَاقُوا وَ أَخَذُوا مِنْ مَّكَانٍ قَرِيبٍ ﴿٦٦﴾</p>
<p>7. ಅರ್ಥಾತ್- ಪ್ರವಾದಿವರ್ಯರು(ಸ). ಪ್ರವಾದಿವರ್ಯರು(ಸ) ಅವರ ಪಾಲಿಗೆ ಅಪರಿಚಿತ ವ್ಯಕ್ತಿಯಾಗಿರಲಿಲ್ಲ. ಬದಲಾಗಿ ಅವರ ನಗರದ ನಿವಾಸಿ ಮತ್ತು ಗೋತ್ರಜರೇ ಆಗಿದ್ದರು. ಆದ್ದರಿಂದ ಅವರ ಕುರಿತು 'ಸಾಹಿಬ್' ಅಥವಾ ಸಂಗಾತಿ ಎಂಬ ಪದ ಬಳಸಲಾಗಿದೆ.</p>	

52. ಆಗ ಇವರು, "ನಾವು ಅದರ ಮೇಲೆ ವಿಶ್ವಾಸವಿರಿಸಿದೆವು" ಎನ್ನುವರು. ವಸ್ತುತಃ ದೂರ ಹೋಗಿಬಿಟ್ಟ ವಸ್ತು ಈಗ ಕೈ ಸೇರುವುದು ಹೇಗೆ?


وَقَالُوا آمَنَّا بِهِ وَإِلَىٰ لَهْمُ النَّاسُوتِ
مِنْ مَّكَانٍ بَعِيدٍ ﴿٥٢﴾

53. ಇದಕ್ಕೆ ಮುಂಚೆ ಇವರು ಇದನ್ನು ನಿರಾಕರಿಸಿದ್ದರು ಮತ್ತು (ಪರಾಮರ್ಶೆಯೇನೂ ನಡೆಸದೆ) ಗಾಳಿಮಾತುಗಳನ್ನು ಆಡುತ್ತಿದ್ದರು.

وَقَدْ كَفَرُوا بِهِ مِنْ قَبْلٍ وَيَقْدِرُونَ
بِالْغَيْبِ مِنْ مَّكَانٍ بَعِيدٍ ﴿٥٣﴾

54. ಇವರಂತೆ ಇದ್ದ ಇವರ ಪೂರ್ವಜರು ವಂಚಿಸಲ್ಪಟ್ಟಿರುವಂತೆಯೇ, ಇವರು ಕೂಡಾ ಯಾವುದನ್ನು ಆಶಿಸುತ್ತಿರುವರೋ ಅದರಿಂದ ವಂಚಿಸಲ್ಪಡುವರು. ಇವರೊಂದು ಭಾರೀ ದಾರಿಗಡಿಸುವ ಸಂಶಯ ದಲ್ಲಿ ಬಿದ್ದುಕೊಂಡಿದ್ದರು.

وَحِيلَ بَيْنَهُمْ وَبَيْنَ مَا يَشْتَهُونَ
كَمَا فُعِلَ بِأَشْيَاءِهِمْ مِنْ قَبْلُ
إِنَّهُمْ كَانُوا فِي شَكٍّ مُرِيبٍ ﴿٥٤﴾



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಸರ್ವ ಪ್ರಶಂಸೆಗಳು ಅಲ್ಲಾಹನಿಗೆ ಮೀಸಲು. ಅವನು ಭೂಮಿ-ಆಕಾಶಗಳ ಸೃಷ್ಟಿಕರ್ತನು. ಎರಡೆರಡು, ಮೂರು ಮೂರು ಹಾಗೂ ನಾಲ್ಕು ನಾಲ್ಕು ರೆಕ್ಕೆಗಳಿರುವ ದೇವಚರರನ್ನು ದೂತರನ್ನಾಗಿ ನೇಮಿಸುವವನು. ಅವನು ತನ್ನ ಸೃಷ್ಟಿಯ ರಚನೆಯಲ್ಲಿ ತಾನಿಚ್ಛಿಸುವಂತೆ ವೃದ್ಧಿಯನ್ನು ಮಾಡುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹನು ಪ್ರತಿಯೊಂದು ಕಾರ್ಯಕ್ಕೂ ಸಾಮರ್ಥ್ಯವುಳ್ಳವನು.
2. ಅಲ್ಲಾಹನು ಜನರಿಗಾಗಿ ಯಾವ ಕೃಪಾದ್ವಾರವನ್ನು ತೆರೆದರೂ ಅವನನ್ನು ಯಾರೂ ತಡೆಯುವವನಿಲ್ಲ. ಅವನು ಯಾವುದನ್ನು ಮುಚ್ಚಿಬಿಟ್ಟನೋ ಅವನ ಹೊರತು ಇನ್ನಾರೂ ಅದನ್ನು ತೆರೆಯುವವನಿಲ್ಲ. ಅವನು ಅತ್ಯಂತ ಪ್ರಬಲನೂ ಯುಕ್ತಿಪೂರ್ಣನೂ ಆಗಿರುತ್ತಾನೆ.
3. ಜನರೇ, ನಿಮ್ಮ ಮೇಲಿರುವ ಅಲ್ಲಾಹನ ಅನುಗ್ರಹಗಳನ್ನು ಸ್ಮರಿಸಿರಿ. ಅಲ್ಲಾಹನ ಹೊರತು ಆಕಾಶ ಮತ್ತು ಭೂಮಿಯಿಂದ ನಿಮಗೆ ಆಹಾರ ನೀಡುವಂತಹ ಸೃಷ್ಟಿಕರ್ತನಾರಾದರೂ ಇರುವನೇ? ಅವನ ಹೊರತು ಇನ್ನಾವ ಆರಾಧ್ಯನೂ ಇಲ್ಲ. ನೀವು ಮೋಸ ಹೋಗುತ್ತಿರುವುದಾದರೂ ಎಲ್ಲಿಂದ?
4. ಈಗ (ಪ್ರೆಗಂಬರರೇ,) ಇವರು ನಿಮ್ಮನ್ನು ಸುಳ್ಳಾಗಿಸುತ್ತಿದ್ದರೆ, (ಇದೇನೂ ಹೊಸತಲ್ಲ.) ನಿಮಗಿಂತ ಮುಂಚೆಯೂ ಅನೇಕ ಸಂದೇಶವಾಹಕರು ಸುಳ್ಳಾಗಿಸಲ್ಪಟ್ಟಿದ್ದಾರೆ. ಸಕಲ ವ್ಯವಹಾರಗಳೂ ಅಂತಿಮವಾಗಿ ಅಲ್ಲಾಹನ ಕಡೆಗೇ ಮರಳಲಿವೆ.

بِسْمِ اللَّهِ الرَّحْمَنِ الرَّحِيمِ

الْحَمْدُ لِلَّهِ فَاطِرِ السَّمَوَاتِ وَالْأَرْضِ
جَاعِلِ الْمَلَكِئِكَةِ رُسُلًا أُولِي أَجْنِحَةٍ
مَّثْنَى وَثُلَاثَ وَرُبْعَ طَيْرٍ فِي
الْخَلْقِ مَا يَشَاءُ إِنَّ اللَّهَ عَلَىٰ كُلِّ شَيْءٍ قَدِيرٌ ①

مَا يَفْتَحِ اللَّهُ لِلنَّاسِ مِنْ رَحْمَةٍ فَلَا
مُمْسِكَ لَهَا ۖ وَمَا يُمْسِكُ فَلَا مُرْسِلَ
لَهُ مِنْ بَعْدِهِ ۗ وَهُوَ الْعَزِيزُ الْحَكِيمُ ②

يَا أَيُّهَا النَّاسُ اذْكُرُوا نِعْمَتَ اللَّهِ عَلَيْكُمْ
هَلْ مِنْ خَالِقٍ غَيْرِ اللَّهِ يَرْزُقُكُمْ مِّنَ
السَّمَاءِ وَالْأَرْضِ ۗ وَلَا إِلَهَ إِلَّا هُوَ ۗ
فَأَنَّى تُؤْفَكُونَ ③

وَإِنْ يَكِيدُوا لَكَ كَيْدًا فَإِنَّ كَيْدَ رَبِّكَ
مِّن قَبْلِكَ ۗ وَاللَّهُ تُرْجِمُ الْأُمُورَ ④

5. ಜನರೇ, ಅಲ್ಲಾಹನ ವಾಗ್ದಾನವು ನಿಶ್ಚಯವಾಗಿಯೂ ಪರಮ ಸತ್ಯವಾಗಿದೆ. ಆದುದರಿಂದ ಲೌಕಿಕ ಜೀವನವು ನಿಮ್ಮನ್ನು ವಂಚಿಸದಿರಲಿ ಮತ್ತು ಆ ಮಹಾ ವಂಚಕನು ಅಲ್ಲಾಹನ ವಿಷಯದಲ್ಲಿ ನಿಮ್ಮನ್ನು ವಂಚಿಸದಿರಲಿ.
6. ವಾಸ್ತವದಲ್ಲಿ ಶೈತಾನನು ನಿಮ್ಮ ಶತ್ರುವಾಗಿದ್ದಾನೆ. ಆದುದರಿಂದ ನೀವೂ ಅವನನ್ನು ನಿಮ್ಮ ಶತ್ರುವೆಂದೇ ತಿಳಿಯಿರಿ. ಅವನು ತನ್ನ ಅನುಯಾಯಿಗಳನ್ನು ಅವರು ನರಕವಾಸಿಗಳಲ್ಲಾಗಲೆಂದೇ ತನ್ನ ಮಾರ್ಗದ ಕಡೆಗೆ ಕರೆಯುತ್ತಿದ್ದಾನೆ.
7. ಯಾರು ಸತ್ಯವನ್ನು ನಿಷೇಧಿಸುವರೋ ಅವರಿಗೆ ಘೋರ ಯಾತನೆ ಕಾದಿದೆ. ಸತ್ಯವಿಶ್ವಾಸವನ್ನು ಸ್ವೀಕರಿಸಿ ಸತ್ಯಮರ್ಪಣವಾಗಿ ಕ್ಷಮೆಯೂ ಮಹಾ ಸತ್ಯವೂ ಇದೆ.
8. ಯಾರ ಪಾಲಿಗೆ ಅವನ ದುಷ್ಕರ್ಮವು ಮನೋಹರಗೊಳಿಸಲ್ಪಟ್ಟು ಅವನು ಅದನ್ನು ಉತ್ತಮವಾದುದೆಂದು ಗ್ರಹಿಸುತ್ತಾನೋ (ಅವನ ಪಥಭ್ರಷ್ಟತೆಗೆ ಮಿತಿ ಇದೆಯೇ?) ವಾಸ್ತವದಲ್ಲಿ ಅಲ್ಲಾಹನು ತಾನಿಚ್ಛಿಸಿದವರನ್ನು ಪಥಭ್ರಷ್ಟಗೊಳಿಸಿ ಬಿಡುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಸನ್ಮಾರ್ಗ ತೋರಿಸುತ್ತಾನೆ. ಆದುದರಿಂದ (ಪ್ರೇಮದಿಂದ) ನಿಮ್ಮ ಜೀವನವು ಇವರಿಗಾಗಿ ಖೇದ ಹಾಗೂ ಕಳವಳಗಳಲ್ಲಿ ಕೊರಗದಿರಲಿ. ನಿಶ್ಚಯವಾಗಿಯೂ ಇವರು ಮಾಡುತ್ತಿರುವುದನ್ನು ಅಲ್ಲಾಹನು ಚೆನ್ನಾಗಿ ಅರಿಯುತ್ತಾನೆ.
9. ಅಲ್ಲಾಹನೇ ಮಾರುತಗಳನ್ನು ಕಳುಹಿಸುತ್ತಾನೆ, ಅನಂತರ ಅವುಗಳು ಮೋಡವನ್ನೆಬ್ಬಿಸುತ್ತವೆ, ತರುವಾಯ ನಾವು ಅದನ್ನು ಒಂದು ಬಂಜರು ಪ್ರದೇಶದ ಕಡೆಗೆ ಒಯ್ಯುತ್ತೇವೆ ಮತ್ತು ಅದರ ಮೂಲಕ ಸತ್ತು ಬಿದ್ದಿದ್ದ ಅದೇ ಭೂಮಿಯನ್ನು ಜೀವಂತಗೊಳಿಸುತ್ತೇವೆ. ಸತ್ತವರ ಪುನರುಜ್ಜೀವನವೂ ಹೀಗೆಯೇ ಆಗುವುದು.
10. ಗೌರವವನ್ನು ಇಚ್ಛಿಸುವವನು ಗೌರವವು ಸರ್ವ ಸಂಪೂರ್ಣವಾಗಿ ಅಲ್ಲಾಹನದೆಂಬುದನ್ನು ತಿಳಿದಿರಬೇಕು. ಅವನಲ್ಲಿಗೆ ಮೇಲೇರು ವಂತಹ ವಸ್ತು 'ಪರಿಶುದ್ಧ ವಚನ' ಮಾತ್ರ. ಸತ್ಯಮರ್ಪಣ ಅದನ್ನು ಮೇಲಕ್ಕೇರಿಸುತ್ತದೆ. ಇನ್ನು ದುಷ್ಟ ಕುತಂತ್ರಗಳನ್ನೆಸಗುವವರ ವಿಷಯ- ಅವರಿಗಾಗಿ ಕಠಿಣ ಯಾತನೆ ಇದೆ. ಅವರ ಕುತಂತ್ರವು ಸ್ವತಃ ನಾಶವಾಗಲಿದೆ.

يَا أَيُّهَا النَّاسُ إِنَّ وَعْدَ اللَّهِ حَقٌّ فَلَا تَغُرُّكُمُ الْحَيَاةُ الدُّنْيَا ۖ وَلَا يَغُرُّكُمُ بِاللَّهِ الْغُرُورُ ﴿٥﴾

إِنَّ الشَّيْطَانَ لَكُمْ عَدُوٌّ فَاتَّخِذُوهُ عَدُوًّا ۗ إِنَّمَا يَدْعُوا حِزْبَهُ لِيَكُونُوا مِنْ أَصْحَابِ السَّعِيرِ ﴿٦﴾

الَّذِينَ كَفَرُوا لَهُمْ عَذَابٌ شَدِيدٌ ۗ وَالَّذِينَ آمَنُوا وَعَمِلُوا الصَّالِحَاتِ لَهُمْ مَغْفِرَةٌ ۖ وَأَجْرٌ كَبِيرٌ ﴿٧﴾

أَفَمَنْ زُيِّنَ لَهُ سُوءُ عَمَلِهِ فَرَاهُ حَسَنًا فَإِنَّ اللَّهَ يُضِلُّ مَنْ يَشَاءُ وَيَهْدِي مَنْ يَشَاءُ ۗ فَلَا تَذْهَبْ نَفْسُكَ عَلَيْهِمْ حَسْرَتٍ ۗ إِنَّ اللَّهَ عَلِيمٌ بِمَا يَصْعَوْنَ ﴿٨﴾

وَاللَّهُ الَّذِي أَرْسَلَ الرِّيحَ فَتُثِيرُ سَحَابًا فَنُقِفْنَ إِلَىٰ بَلَدٍ مَّيِّتٍ فَأَحْيَيْنَا بِهِ الْأَرْضَ بَعْدَ مَوْتِهَا ۗ كَذَلِكَ النُّشُورُ ﴿٩﴾

مَنْ كَانَ يُرِيدُ الْعِزَّةَ فَلِلَّهِ الْعِزَّةُ جَمِيعًا ۗ إِلَيْهِ يَصْعَدُ الْكَلِمُ الطَّيِّبُ وَالْعَمَلُ الصَّالِحُ يَرْفَعُهُ ۗ وَالَّذِينَ يَمْكُرُونَ السَّيِّئَاتِ لَهُمْ عَذَابٌ شَدِيدٌ ۗ وَمَكْرُ أُولَٰئِكَ هُوَ يَبُورُ ﴿١٠﴾

11. ಅಲ್ಲಾಹನು ನಿಮ್ಮನ್ನು ಮಣ್ಣಿನಿಂದ ಸೃಷ್ಟಿಸಿದನು. ತರುವಾಯ ವೀರ್ಯದಿಂದ, ಅನಂತರ ನಿಮ್ಮನ್ನು (ಗಂಡು-ಹೆಣ್ಣೆಂಬ) ಜೊತೆಗಳಾಗಿ ಮಾಡಿದನು. ಅಲ್ಲಾಹನಿಗೆ ಅರಿವಿಲ್ಲದೆ ಯಾವ ಸ್ತ್ರೀಯೂ ಗರ್ಭವತಿಯಾಗುವುದೂ ಇಲ್ಲ ಪ್ರಸವಿಸುವುದೂ ಇಲ್ಲ. ಯಾವುದೇ ವೃದ್ಧನು ದೀರ್ಘಾಯುಷ್ಯವನ್ನು ಪಡೆಯುವುದಾಗಲಿ, ಯಾರದಾದರೂ ಆಯುಷ್ಯದಲ್ಲಿ ತುಸು ಕಡಿತವಾಗುವುದಾಗಲಿ ಇವೆಲ್ಲವೂ ಒಂದು ಗ್ರಂಥದಲ್ಲಿ ಲಿಖಿತವಾಗಿರದೆ ಸಂಭವಿಸುವುದಿಲ್ಲ. ಇದು ಅಲ್ಲಾಹನಿಗೆ ಅತಿ ಸುಲಭವಾದ ಕೆಲಸ.

وَاللّٰهُ خَلَقَكُمْ مِّنْ تُرَابٍ ثُمَّ مِنْ نُطْفَةٍ ثُمَّ جَعَلَكُمْ أَزْوَاجًا وَمَا تَحْمِلُ مِنْ أُنْثَىٰ وَلَا تَضَعُ إِلَّا بِعِلْمِهِ وَمَا يُعَمَّرُ مِنْ مُّعَمَّرٍ وَلَا يُنْقِصُ مِنْ عُمُرٍ إِلَّا فِي كِتَابٍ إِنَّ ذَٰلِكَ عَلَى اللَّهِ يَسِيرٌ ﴿١١﴾

12. ನೀರಿನ ಎರಡು ಸಂಗ್ರಹಗಳು ಸಮವಾಗಿಲ್ಲ. ಒಂದು ಸಿಹಿಯಾಗಿದ್ದು ಬಾಯಾರಿಕೆಯನ್ನು ನೀಗಿಸುವಂತಹದ್ದೂ ಕುಡಿಯಲು ರುಚಿಕರವೂ ಆಗಿದೆ, ಇನ್ನೊಂದು ಗಂಟಲು ಸುಲಿದು ಹೋಗುವಷ್ಟು ಉಪ್ಪಾಗಿದೆ. ಆದರೆ ನೀವು ಇವೆರಡರಿಂದಲೂ ತಾಜಾ ಮಾಂಸವನ್ನು ಪಡೆಯುತ್ತೀರಿ. ಧರಿಸಲು ಅಲಂಕಾರ ಸಾಧನಗಳನ್ನು ಹೊರತೆಗೆಯುತ್ತೀರಿ ಮತ್ತು ಅದೇ ನೀರಿನಲ್ಲಿ ನಾವೆಗಳು ಅದರ ಎದೆಯನ್ನು ಸೀಳುತ್ತಾ ಸಾಗುತ್ತಿರುವುದನ್ನು ನೀವು ನೋಡುತ್ತೀರಿ. ಇವೆಲ್ಲ ನೀವು ಅಲ್ಲಾಹನ ಅನುಗ್ರಹವನ್ನರಸಲಿಕ್ಕಾಗಿಯೂ ಅವನಿಗೆ ಕೃತಜ್ಞರಾಗಲಿಕ್ಕಾಗಿಯೂ ಆಗಿದೆ.

وَمَا يَسْتَوِي الْبَحْرَانِ هَذَا عَذْبٌ فُرَاتٌ سَائِغٌ شَرَابُهُ وَهَذَا مِلْحٌ أُجَاجٌ وَمِن كُلِّ تَاكُلُونَ لَحْمًا طَرِيًّا وَتَسْتَخْرِجُونَ حَلِيَّةً تَلْبَسُونَهَا وَتَرَى الْفُلْكَ فِيهِ مَوَآخِرَ لَتَبْتَغُوا مِنْ فَضْلِهِ وَعَلَّكُمْ تَشْكُرُونَ ﴿١٢﴾

13. ಅವನು ಹಗಲಿನೊಳಗೆ ರಾತ್ರಿಯನ್ನೂ ರಾತ್ರಿಯೊಳಗೆ ಹಗಲನ್ನೂ ಪೋಷಿಸುತ್ತ ತರುತ್ತಾನೆ. ಸೂರ್ಯ ಚಂದ್ರರನ್ನು ಅವನು ನಿಯಂತ್ರಿಸಿ ಟ್ಟಿದ್ದಾನೆ. ಇದೆಲ್ಲವೂ ಒಂದು ನಿಶ್ಚಿತ ಸಮಯದ ವರೆಗೆ ನಡೆಯುತ್ತ ಸಾಗುತ್ತಿದೆ. (ಇವೆಲ್ಲವನ್ನೂ ಮಾಡುತ್ತಿರುವ) ಅಲ್ಲಾಹನೇ ನಿಮ್ಮ ಪ್ರಭು. ಸಾರ್ವಭೌಮತೆ ಅವನದೇ ಆಗಿರುತ್ತದೆ. ಅವನನ್ನು ಬಿಟ್ಟು ನೀವು ಇತರ ಯಾರನ್ನೆಲ್ಲ ಪ್ರಾರ್ಥಿಸುತ್ತೀರೋ ಅವರು ಒಂದು ಹುಲು ಕಡ್ಡಿಯ ಒಡೆಯರೂ ಅಲ್ಲ.

يُولِجُ اللَّيْلَ فِي النَّهَارِ وَيُؤَلِّجُ النَّهَارَ فِي اللَّيْلِ وَسَخَّرَ الشَّمْسَ وَالْقَمَرَ كُلٌّ يَجْرِي لِأَجَلٍ مُّسَمًّى ذَٰلِكُمْ اللَّهُ رَبُّكُمْ لَهُ الْمُلْكُ وَالَّذِينَ تَدْعُونَ مِنْ دُونِهِ مَا يَمْلِكُونَ مِنْ قِطْمِيرٍ ﴿١٣﴾

14. ನೀವು ಅವರನ್ನು ಪ್ರಾರ್ಥಿಸಿದರೆ ಅವರು ನಿಮ್ಮ ಪ್ರಾರ್ಥನೆಗಳನ್ನು ಕೇಳಲಾರರು ಮತ್ತು ಕೇಳಿದರೂ ಅವುಗಳ ಉತ್ತರವನ್ನು ನಿಮಗೆ ಕೊಡಲಾರರು. ಪುನರುತ್ಥಾನದಿನ ಅವರು ನೀವೆಸಗಿದ ದೇವಸಹಭಾಗಿತ್ವವನ್ನು ನಿರಾಕರಿಸಿ ಬಿಡುವರು. ವಸ್ತುಸ್ಥಿತಿಯ ಇಂತಹ ಸರಿಯಾದ ವಿವರವನ್ನು ನಿಮಗೆ ಓರ್ವ ವಿವರಪೂರ್ಣನಲ್ಲದೆ ಇನ್ನಾರೂ ಕೊಡಲಾರನು.

إِنْ تَدْعُوهُمْ لَا يَسْمَعُوا دُعَاءَكُمْ وَلَوْ سَمِعُوا مَا اسْتَجَابُوا لَكُمْ وَيَوْمَ الْقِيَامَةِ يَكْفُرُونَ بَشْرِكِكُمْ إِلَّا بِتَبْيِينِكُمْ مِثْلَ حَبِيرٍ ﴿١٤﴾

15. ಜನರೇ, ನೀವೇ ಅಲ್ಲಾಹನ ಅವಲಂಬಿತರಾಗಿದ್ದೀರಿ ಮತ್ತು ಅಲ್ಲಾಹನು ನಿರಪೇಕ್ಷನೂ ಸ್ವಯಂಸ್ತುತ್ಯನೂ ಆಗಿರುತ್ತಾನೆ.

يَا أَيُّهَا النَّاسُ أَنْتُمُ الْفُقَرَاءُ إِلَى اللَّهِ
وَاللَّهُ هُوَ الْغَنِيُّ الْحَمِيدُ ⑩

16. ಅವನಿಚ್ಛಿಸಿದರೆ ನಿಮ್ಮನ್ನು ಸರಿಸಿ ಯಾವುದಾದರೊಂದು ಹೊಸ ಸೃಷ್ಟಿಯನ್ನು ನಿಮ್ಮ ಸ್ಥಾನಕ್ಕೆ ತರಬಲ್ಲನು.

إِنْ يَشَاءُ يُدْهِبْكُمْ وَيَأْتِ بِخَلْقٍ جَدِيدٍ ⑪

17. ಹೀಗೆ ಮಾಡುವುದು ಅಲ್ಲಾಹನಿಗೆ ಏನೂ ಕಷ್ಟಸಾಧ್ಯವಲ್ಲ.

وَمَا ذَلِكَ عَلَى اللَّهِ بِعَزِيزٍ ⑫

18. ಯಾವ ಹೊರೆ ಹೊರುವವನೂ ಇನ್ನೊಬ್ಬನ ಹೊರೆಯನ್ನು ಹೊರಲಾರನು. ಹೊರೆ ಹೊತ್ತ ವ್ಯಕ್ತಿಯು ತನ್ನ ಹೊರೆಯನ್ನು ಹೊರಲು ಕೂಗುವಾಗ, ಅವನ ನಿಕಟ ಬಂಧುವೇ ಆಗಿದ್ದರೂ ಅವನ ಹೊರೆಯ ಅಲ್ಪಾಂಶವನ್ನು ಕೂಡಾ ಹಂಚಿಕೊಳ್ಳಲು ಬರಲಾರನು. (ಪೈಗಂಬರರೇ,) ಪರೋಕ್ಷವಾಗಿ ತಮ್ಮ ಪ್ರಭುವನ್ನು ಭಯಪಡುವವರಿಗೆ ಮತ್ತು ನಮಾಝ್ ಸಂಸ್ಥಾಪಿಸುವವರಿಗೆ ಮಾತ್ರ ನೀವು ಎಚ್ಚರಿಕೆ ಕೊಡಬಲ್ಲಿರಿ. ಆತ್ಮಸಂಸ್ಕರಣೆ ಮಾಡಿ ಕೊಳ್ಳುವವನು ತನ್ನ ಹಿತಕ್ಕಾಗಿಯೇ ಮಾಡಿಕೊಳ್ಳುತ್ತಾನೆ. ಎಲ್ಲರಿಗೂ ಅಲ್ಲಾಹನ ಕಡೆಗೇ ಮರಳಲಿಕ್ಕಿದೆ.

وَلَا تَزِرُ وَازِرَةٌ وِزْرَ أُخْرَىٰ ۗ وَإِنْ تَدْعُ مُثْقَلَةٌ إِلَىٰ جُنْحٍ لَا جُنْحَ لَهَا مِنْهُ شَيْءٌ ۖ وَكَوَيِّدُهَا نَادٍ ۚ وَالَّذِينَ يَخْشَوْنَ رَبَّهُم بِالْغَيْبِ وَأَقَامُوا الصَّلَاةَ ۖ وَمَنْ تَرَكَا يَتْرَكُوا لِنَفْسِهِ ۗ وَاللَّهُ الْعَصِيبُ ⑬

19. ಕುರುಡನೂ ಕಣ್ಣುಳ್ಳವನೂ ಸಮಾನರಲ್ಲ.

وَمَا يَسْتَوِي الْأَعْمَىٰ وَالْبَصِيرُ ⑭

20. ಅಂಧಕಾರಗಳೂ ಪ್ರಕಾಶವೂ ಸಮಾನವಲ್ಲ.

وَلَا الظُّلُمَاتُ وَلَا النُّورُ ⑮

21. ತಂಪಾದ ನೆರಳೂ ಬಿಸಿಲ ತಾಪವೂ ಸರಿಸಮಾನವಲ್ಲ.

وَلَا الظِّلُّ وَلَا الْحَرُورُ ⑯

22. ಜೀವಂತರೂ ಮೃತರೂ ಸಮಾನರಲ್ಲ. ಅಲ್ಲಾಹನು ತಾನಿಚ್ಛಿಸಿದವರಿಗೆ ಕೇಳಿಸುತ್ತಾನೆ. ಆದರೆ (ಪೈಗಂಬರರೇ,) ಸಮಾಧಿಗಳಲ್ಲಿ ದಫನರಾಗಿರುವವರಿಗೆ ನೀವು ಕೇಳಿಸಲಾರಿರಿ.¹

وَمَا يَسْتَوِي الْأَحْيَاءُ وَلَا الْأَمْوَاتُ ۗ إِنَّ اللَّهَ يُسْمِعُ مَنْ يُشَاءُ ۗ وَمَا أَنْتَ بِمُسْمِعٍ مَّن فِي الْقُبُورِ ⑰

23. ನೀವು ಕೇವಲ ಓರ್ವ ಎಚ್ಚರಿಕೆ ಕೊಡುವವರಾಗಿರುತ್ತೀರಿ.

إِنْ أَنْتَ إِلَّا نَذِيرٌ ⑱

24. ನಾವು ನಿಮ್ಮನ್ನು ಸುವಾರ್ತೆ ಮತ್ತು ಎಚ್ಚರಿಕೆ ನೀಡುವವರಾಗಿ ಸತ್ಯಸಹಿತ ಕಳುಹಿಸಿರುತ್ತೇವೆ. ಎಚ್ಚರಿಕೆ ಕೊಡುವವರಾರೂ ಬಂದಿರದಂತಹ ಸಮುದಾಯವೊಂದೂ ಗತಿಸಿಲ್ಲ.

إِنَّا أَرْسَلْنَاكَ بِالْحَقِّ بَشِيرًا وَنَذِيرًا ۗ وَإِنْ مِنْ أُمَّةٍ إِلَّا خَلَا فِيهَا نَذِيرٌ ⑲

1. ಅರ್ಥಾತ್- ಅಲ್ಲಾಹನ ಇಚ್ಛೆಯ ವಿಷಯ ಬೇರೆ. ಅವನು ಬಯಸಿದರೆ ಕಲ್ಲುಗಳಿಗೂ ಶ್ರವಣಶಕ್ತಿಯನ್ನು ದಯಪಾಲಿಸಬಹುದು. ಆದರೆ ಆತ್ಮಸಾಕ್ಷಿಯನ್ನು ಹೃದಯದಲ್ಲಿ ದಫನ ಮಾಡಿಕೊಂಡವರ ಮನಸ್ಸಿಗೆ ತಮ್ಮ ಮಾತುಗಳನ್ನು ಇಳಿಸುವುದು ಪ್ರವಾದಿಯರ್ಥರಿಗೆ(ಸ) ಸಾಧ್ಯವಾದ ಕೆಲಸವಲ್ಲ. ಅಂತೆಯೇ ಕೇಳಲೊಲ್ಲದ ಕಿವುಡು ಕಿವಿಯುಳ್ಳವರಿಗೆ ಸತ್ಯದ ಮಾತನ್ನು ತಲಪಿಸುವುದು ಅವರಿಂದ ಸಾಧ್ಯವಿಲ್ಲ. ಉತ್ತಮ ಮಾತಿಗೆ ಕಿವಿಗೊಡಲು ಸಿದ್ಧರಾಗುವ ಜನರಿಗೆ ಮಾತ್ರ ಅವರು ಕೇಳಿಸಬಲ್ಲರು.

25. ಇದೀಗ ಇವರು ನಿಮ್ಮನ್ನು ಸುಳ್ಳಾಗಿಸುತ್ತಾರಾದರೆ ಇವರಿಗಿಂತ ಮುಂಚೆ ಗತಿಸಿದವರೂ ಸುಳ್ಳಾಗಿದ್ದರು. ಅವರ ಸಂದೇಶವಾಹಕರು ಅವರ ಬಳಿಗೆ ಸುಸ್ಪಷ್ಟ ಆಧಾರಗಳನ್ನು, ಕಿರುಗ್ರಂಥಗಳನ್ನು ಮತ್ತು ಸ್ಪಷ್ಟ ಮಾರ್ಗದರ್ಶನಗಳನ್ನೀಯುವ ಗ್ರಂಥವನ್ನು ತಂದಿದ್ದರು.

وَإِنْ يُكَذِّبُوكَ فَقَدْ كَذَّبَ الَّذِينَ مِنْ قَبْلِهِمْ جَاءَتْهُمْ رُسُلُهُمْ بِالْبَيِّنَاتِ وَالزُّبُرِ وَالْكِتَابِ الْمُنِيرِ ﴿٢٥﴾

26. ಅನಂತರ ನಿರಾಕರಿಸಿದವರನ್ನು ನಾನು ಹಿಡಿದು ಬಿಟ್ಟೆನು. ನನ್ನ ಶಿಕ್ಷೆ ಎಷ್ಟು ಕಠಿಣವಾಗಿತ್ತೆಂದು ನೋಡಿಕೊಳ್ಳಿರಿ.

ثُمَّ أَخَذْتُ الَّذِينَ كَفَرُوا فَكَيْفَ كَانَ نَكِيرِ ﴿٢٦﴾

27. ಅಲ್ಲಾಹನು ಆಕಾಶದಿಂದ ನೀರನ್ನು ಸುರಿಸುವುದನ್ನೂ ಆ ಬಳಿಕ ಅದರ ಮೂಲಕ ನಾವು ನಾನಾ ಬಣ್ಣಗಳಿರುವ ತರತರದ ಫಲಗಳನ್ನು ಹೊರ ತರುವುದನ್ನೂ ನೀವು ನೋಡುವುದಿಲ್ಲವೇ? ಪರ್ವತಗಳಲ್ಲೂ ಬಿಳಿ, ಕೆಂಪು, ಕಡುಕಪ್ಪು ಹಾಗೂ ವಿವಿಧ ಬಣ್ಣಗಳ ಬರಗಳಿರುತ್ತವೆ.

أَلَمْ تَرَ أَنَّ اللَّهَ أَنْزَلَ مِنَ السَّمَاءِ مَاءً فَأَخْرَجْنَا بِهِ ثَمَرَاتٍ مُخْتَلِفًا أَلْوَانُهَا وَمِنَ الْجِبَالِ جُدَدٌ بَيضٌ وَحُمْرٌ مُخْتَلِفٌ أَلْوَانُهَا وَعَرَابِيٌّ سُودٌ ﴿٢٧﴾

28. ಮತ್ತು ಇದೇ ರೀತಿಯಲ್ಲಿ ಮನುಷ್ಯರ, ಪ್ರಾಣಿಗಳ ಮತ್ತು ಜಾನುವಾರುಗಳ ಬಣ್ಣಗಳೂ ವಿಭಿನ್ನವಾಗಿವೆ. ವಾಸ್ತವದಲ್ಲಿ ಅಲ್ಲಾಹನ ದಾಸರಲ್ಲಿ ಜ್ಞಾನವುಳ್ಳವರು ಮಾತ್ರ ಅವನನ್ನು ಭಯಪಡುತ್ತಾರೆ.² ನಿಶ್ಚಯವಾಗಿಯೂ ಅಲ್ಲಾಹನು ಪ್ರಬಲನೂ ಕ್ಷಮಾಶೀಲನೂ ಆಗಿರುತ್ತಾನೆ.

وَمِنَ النَّاسِ وَالْأَنْعَامِ مُخْتَلِفٌ أَلْوَانُهُ كَذَلِكَ إِنَّمَا يَخْشَى اللَّهَ مِنْ عِبَادِهِ الْعُلَمَاءُ إِنَّ اللَّهَ عَزِيزٌ غَفُورٌ ﴿٢٨﴾

29. ಅಲ್ಲಾಹನ ಗ್ರಂಥವನ್ನು ಪಠಿಸುವವರೂ ನಮಾಝನ್ನು ಸಂಸ್ಥಾಪಿಸುವವರೂ ನಾವು ಅವರಿಗೆ ಕೊಟ್ಟಿರುವ ಜೀವನಾಧಾರದಿಂದ ರಹಸ್ಯವಾಗಿಯೂ ಬಹಿರಂಗವಾಗಿಯೂ ಖರ್ಚು ಮಾಡುವವರೂ ನಿಶ್ಚಯವಾಗಿಯೂ ನಷ್ಟವುಂಟಾಗದಂತಹ ಒಂದು ವ್ಯಾಪಾರವನ್ನು ನಿರೀಕ್ಷಿಸುವವರಾಗಿದ್ದಾರೆ.

إِنَّ الَّذِينَ يَتْلُونَ كِتَابَ اللَّهِ وَأَقَامُوا الصَّلَاةَ وَأَنْفَقُوا مِمَّا رَزَقْنَاهُمْ سِرًّا وَعَلَانِيَةً يَرْجُونَ تِجَارَةً لَنْ تَبُورَ ﴿٢٩﴾

30. ಅಲ್ಲಾಹ್ ಅವರ ಸತ್ಪಲವನ್ನು ಸರ್ವಸಂಪೂರ್ಣವಾಗಿ ಅವರಿಗೆ ಕೊಡಲೆಂದು ಮತ್ತು ಅವನ ಅನುಗ್ರಹದಿಂದ ಅವರಿಗೆ ಇನ್ನಷ್ಟು ದಯಪಾಲಿಸಲೆಂದು (ಅವರು ಈ ವ್ಯಾಪಾರದಲ್ಲಿ ತಮ್ಮ ಸರ್ವಸ್ವವನ್ನು ತೊಡಗಿಸಿದ್ದಾರೆ.) ನಿಶ್ಚಯವಾಗಿಯೂ ಅಲ್ಲಾಹನು ಮಹಾಕ್ಷಮಾಶೀಲನೂ ಗುಣಗ್ರಾಹಿಯೂ ಆಗಿರುತ್ತಾನೆ.

لِيُوَفِّيَهُمْ أُجُورَهُمْ وَيَزِيدَهُم مِّن فَضْلِهِ إِنَّهُ غَفُورٌ شَكُورٌ ﴿٣٠﴾

2. ಜ್ಞಾನಿಯು ಪುಸ್ತಕಜ್ಞಾನವಿರುವವನು ಮಾತ್ರವಲ್ಲ, ಬದಲಾಗಿ ದೇವನನ್ನು ಭಯಪಡುವವನಾಗಿದ್ದಾನೆಂದು ಇದರಿಂದ ವ್ಯಕ್ತವಾಗುತ್ತದೆ.

31. (ಪ್ರೇಗಂಬರರೇ), ನಾವು ನಿಮ್ಮ ಕಡೆಗೆ ದಿವ್ಯವಾಣಿಯ ಮೂಲಕ ಕಳುಹಿಸಿದ ಗ್ರಂಥವೇ ಸತ್ಯವಾಗಿದ್ದು ಈ ಮುಂಚೆ ಬಂದಿದ್ದ ಗ್ರಂಥಗಳನ್ನು ದೃಢೀಕರಿಸಲು ಬಂದಿದೆ. ನಿಶ್ಚಯವಾಗಿಯೂ ಅಲ್ಲಾಹನು ತನ್ನ ದಾಸರ ಬಗ್ಗೆ ವಿವರ ಪೂರ್ಣನೂ ಪ್ರತಿಯೊಂದರ ಮೇಲೆ ನಿಗಾ ಇರಿಸುವವನೂ ಆಗಿರುತ್ತಾನೆ.

وَ الَّذِي أَوْحَيْنَا إِلَيْكَ مِنَ الْكِتَابِ
هُوَ الْحَقُّ مُصَدِّقًا لِمَا بَيْنَ يَدَيْهِ
إِنَّ اللَّهَ بَعِيدٌ خَبِيرٌ ۝

32. ಅನಂತರ ನಾವು ನಮ್ಮ ದಾಸರಲ್ಲಿ ಆಯ್ದುಕೊಂಡವರನ್ನು ಈ ಗ್ರಂಥದ ಉತ್ತರಾಧಿಕಾರಿಗಳಾಗಿ ಮಾಡಿದೆವು. ಇದೀಗ ಅವರಲ್ಲಿ ತನ್ನ ಮೇಲೆ ತಾನೇ ಅಕ್ರಮವೆಸಗಿಕೊಳ್ಳುವವನೂ ಇದ್ದಾನೆ. ಮಧ್ಯಮ ತರದವನೂ ಇದ್ದಾನೆ. ಅಲ್ಲಾಹನ ಅಪ್ಪಣೆಯಂತೆ ಪುಣ್ಯ ಕಾರ್ಯಗಳಲ್ಲಿ ಮುಂದಾಗುವವನೂ ಇದ್ದಾನೆ. ಮಹಾ ಅನುಗ್ರಹವು ಇದುವೇ ಆಗಿದೆ.

ثُمَّ أَوْحَيْنَا إِلَيْكَ الْكِتَابَ الَّذِي نَصَّحْنَا
مَنْ عَابَدَنَا فِيمَا ظَلِمُوا لِنَتَّقِيهِ
وَمِنْهُمْ مُقْتَصِدٌ وَمِنْهُمْ سَابِقٌ بِالْخَيْرَاتِ
إِذْ نُنزِّلُ الْكُتُبَ ۝

33. ಇವರು ಶಾಶ್ವತವಾದ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವವರು. ಅಲ್ಲಿ ಇವರನ್ನು ಬಂಗಾರದ ಕಂಕಣಗಳಿಂದಲೂ ಮತ್ತು ಗಳಿಂದಲೂ ಅಲಂಕರಿಸಲಾಗುವುದು. ಅಲ್ಲಿ ಅವರ ಉಡುಪು ರೇಶ್ಮೆಯದ್ದಾಗಿರುವುದು.

جَنَّاتٍ عَدْنٍ يَدْخُلُونَهَا يُحَلَّوْنَ فِيهَا
مِنْ أَسَاوِرَ مِنْ ذَهَبٍ وَ لُؤْلُؤًا
وَ لِبَاسُهُمْ فِيهَا حَرِيرٌ ۝

34. ಮತ್ತು ಅವರು, "ನಮ್ಮಿಂದ ದುಃಖವನ್ನು ದೂರೀಕರಿಸಿದ ಅಲ್ಲಾಹನಿಗೆ ಕೃತಜ್ಞತೆಗಳು. ಖಂಡಿತವಾಗಿಯೂ ನಮ್ಮ ಪ್ರಭು ಮಹಾ ಕ್ಷಮಾದಾನಿಯೂ ಗುಣಗ್ರಾಹಿಯೂ ಆಗಿರುತ್ತಾನೆ.

وَ قَالُوا الْحَمْدُ لِلَّهِ الَّذِي أَذْهَبَ عَنَّا
الْحَزْنَ ۝ إِنَّ رَبَّنَا لَغَفُورٌ شَكُورٌ ۝

35. ಅವನು ತನ್ನ ಅನುಗ್ರಹದಿಂದ ನಮ್ಮನ್ನು ಶಾಶ್ವತ ನಿವಾಸದಲ್ಲಿ ತಂದಿರಿಸಿದನು. ಇನ್ನು ಇಲ್ಲಿ ನಮಗೆ ಯಾವುದೇ ಸಂಕಷ್ಟವೂ ಇಲ್ಲ, ಆಯಾಸವೂ ಉಂಟಾಗುವುದಿಲ್ಲ" ಎನ್ನುವರು.

الَّذِي أَحَلَّنَا دَارَ الْمَقَامَةِ مِنْ فَضْلِهِ
لَا يَمَسُّنَا فِيهَا نَصَبٌ وَ لَا يَمَسُّنَا
فِيهَا عُُوبٌ ۝

36. ಸತ್ಯನಿಷೇಧಿಗಳಿಗಾಗಿ ನರಕಾಗ್ನಿ ಇದೆ. ಅವರಿಗೆ ಮರಣ ಕೊಟ್ಟು ಅವರನ್ನು ಮುಗಿಸಿ ಬಿಡಲಾಗುವುದೂ ಇಲ್ಲ ಮತ್ತು ಅವರ ನರಕ ಯಾತನೆಯಲ್ಲಿ ಕಡಿತ ಮಾಡಲಾಗುವುದೂ ಇಲ್ಲ. ನಾವು ಪ್ರತಿಯೊಬ್ಬ ಸತ್ಯನಿಷೇಧಿಗೂ ಇದೇ ರೀತಿ ಪ್ರತಿಫಲ ಕೊಡುತ್ತೇವೆ.

وَ الَّذِينَ كَفَرُوا لَهُمْ نَارُ جَهَنَّمَ
لَا يُقْضَىٰ عَلَيْهِمْ فَيَمُوتُوا وَ لَا يُخَفَّفُ
عَنَّهُمْ مِنْ عَذَابِهَا ۝ كَذَلِكَ
نَجْزِي كُلَّ كَفُورٍ ۝

37. ಅಲ್ಲಿ ಅವರು ಚೀರಾಡುತ್ತಾ, "ನಮ್ಮ ಪ್ರಭೂ, ನಾವು ಹಿಂದೆ ಮಾಡುತ್ತಿದ್ದಂತಹ ಕರ್ಮಗಳಿಗಿಂತ ಭಿನ್ನವಾದ ಸತ್ಕರ್ಮವನ್ನು ಮಾಡಲಿಕ್ಕಾಗಿ ನಮ್ಮನ್ನು ಇಲ್ಲಿಂದ ಹೊರ ತೆಗೆದುಬಿಡು" ಎನ್ನುವರು. (ಆಗ ಅವರಿಗೆ) "ಉಪದೇಶ ಪಡೆಯುವ ಇಚ್ಛೆ

وَ هُمْ يَصْطَرِحُونَ فِيهَا رَبَّنَا أَخْرِجْنَا
نَعْمَلْ صَالِحًا غَيْرَ الَّذِي كُنَّا نَعْمَلُ
أَوْ لَمْ نُعَمِّرْكُم مَّا يَتَذَكَّرُ فِيهِ مَنْ

ಇರುತ್ತಿದ್ದರೆ ಉಪದೇಶ ಪಡೆಯಲು ಸಾಕಾಗುವಷ್ಟು ಆಯುಷ್ಯವನ್ನು ನಾವು ನಿಮಗೆ ಕೊಟ್ಟಿರಲಿಲ್ಲವೇ? ನಿಮ್ಮ ಬಳಿಗೆ ಎಚ್ಚರಿಕೆ ಕೊಡುವವನೂ ಬಂದಿದ್ದನು. ಈಗ ಸವಿಯಿರಿ, ಅಕ್ರಮಿಗಳಿಗೆ ಇಲ್ಲಿ ಯಾರೂ ಸಹಾಯಕನಿಲ್ಲ" (ಎಂದು ಉತ್ತರಿಸಲಾಗುವುದು).

38. ನಿಶ್ಚಯವಾಗಿಯೂ ಅಲ್ಲಾಹ್ ಭೂಮಿ-ಆಕಾಶಗಳ ಪ್ರತಿಯೊಂದು ರಹಸ್ಯವನ್ನೂ ಅರಿತಿರುತ್ತಾನೆ. ಅವನು ಹೃದಯಗಳೊಳಗೆ ಅವಿತಿರುವ ರಹಸ್ಯವನ್ನೂ ಅರಿಯುತ್ತಾನೆ.

39. ನಿಮ್ಮನ್ನು ಭೂಮಿಯಲ್ಲಿ ಪ್ರತಿನಿಧಿಗಳಾಗಿ ಮಾಡಿದವನು ಅವನೇ ತಾನೆ. ಇನ್ನೂ ಯಾರಾದರೂ ಸತ್ಯವನ್ನು ನಿಷೇಧಿಸಿದರೆ ಅವನ ನಿಷೇಧದ ಪಾತಕ ಅವನ ಮೇಲೆಯೇ ಇದೆ. ಸತ್ಯನಿಷೇಧಿಗಳಿಗೆ ಅವರ ನಿರಾಕರಣೆಯಿಂದ ಅವರ ಪ್ರಭುವಿನ ಪ್ರಕೋಪವಲ್ಲದೆ ಇನ್ನೇನೂ ವೃದ್ಧಿಸುವುದಿಲ್ಲ. ಸತ್ಯನಿಷೇಧಿಗಳಿಗೆ ಅವರ ನಿರಾಕರಣೆಯಿಂದ ಹಾನಿಯಲ್ಲೇ ಹೊರತು ಬೇರಾವುದರಲ್ಲೂ ವೃದ್ಧಿ ಉಂಟಾಗುವುದಿಲ್ಲ.

40. (ಪ್ರೆಗಂಬರರೇ), ಇವರೊಡನೆ ಹೇಳಿರಿ- "ನೀವು ಅಲ್ಲಾಹನನ್ನು ಬಿಟ್ಟು ಪ್ರಾರ್ಥಿಸುತ್ತಿರುವ ನಿಮ್ಮ ಸಹಭಾಗಿಗಳನ್ನು ಎಂದಾದರೂ ಕಂಡಿದ್ದೀರಾ? ಅವರು ಭೂಮಿಯಲ್ಲಿ ಏನನ್ನು ಸೃಷ್ಟಿಸಿದ್ದಾರೆ? ಅಥವಾ ಆಕಾಶಗಳಲ್ಲಿ ಅವರ ಪಾಲು ಏನಿದೆಯೆಂಬುದನ್ನು ನನಗೆ ತೋರಿಸಿರಿ" (ಇದನ್ನು ಇವರು ತೋರಿಸಲಾರರೆಂದಾದರೆ ಇವರೊಡನೆ ಕೇಳಿರಿ). ನಾವು ಅವರಿಗೆ ಯಾವುದೇ ದಾಖಲೆಯನ್ನು ಬರೆದು ಕೊಟ್ಟಿದ್ದು ಅದರ ಆಧಾರದಲ್ಲಿ ಅವರು (ತಮ್ಮ ಬಹುದೇವ ವಾದಕ್ಕೆ) ಸುಸ್ಪಷ್ಟ ಪುರಾವೆಯನ್ನು ಹೊಂದಿದ್ದಾರೆಯೇ? ಇಲ್ಲ, ವಾಸ್ತವದಲ್ಲಿ ಈ ಅಕ್ರಮಿಗಳು ಪರಸ್ಪರ ಮೋಸದ ಭರವಸೆಗಳನ್ನು ಮಾತ್ರ ನೀಡುತ್ತಿದ್ದಾರೆ.

41. ವಾಸ್ತವದಲ್ಲಿ ಭೂಮಿ-ಆಕಾಶಗಳು ಸರಿದು ಹೋಗದಂತೆ ತಡೆದಿಟ್ಟಿರುವವನು ಅಲ್ಲಾಹನೇ. ಅವು ಸರಿದು ಹೋದರೆ, ಅಲ್ಲಾಹನ ಹೊರತು ಅವುಗಳನ್ನಾಧರಿಸುವವನು ಬೇರಾರೂ ಇಲ್ಲ. ನಿಶ್ಚಯವಾಗಿಯೂ ಅಲ್ಲಾಹನು ಅತ್ಯಂತ ಸಹನಶೀಲನೂ ಕ್ಷಮಾಶೀಲನೂ ಆಗಿರುತ್ತಾನೆ.

42. ಓರ್ವ ಎಚ್ಚರಿಕೆ ಕೊಡುವವನು ಇವರ ಬಳಿಗೆ ಬಂದು ಬಿಡುತ್ತಿದ್ದರೆ

تَذَكَّرَ وَجَاءَكُمْ التَّانِثُ قَدْ تَوَقَّأُ
فَمَا لِلظَّالِمِينَ مِنْ تَصَدِّقٍ ۝

إِنَّ اللَّهَ عَلِيمٌ غَيْبِ السَّمَوَاتِ وَالْأَرْضِ
إِنَّهُ عَلِيمٌ بِذَاتِ الصُّدُورِ ۝

هُوَ الَّذِي جَعَلَكُمْ خَلَائِفَ فِي الْأَرْضِ
فَمَنْ كَفَرَ فَعَلَيْهِ كُفْرُهُ وَلَا يَزِيدُ
الْكُفْرِينَ كُفْرُهُمْ عِنْدَ رَبِّهِمْ إِلَّا مَقْتًا
وَلَا يَزِيدُ الْكُفْرِينَ كُفْرُهُمْ إِلَّا خَسَارًا ۝

قُلْ أَرَأَيْتُمْ شُرَكَاءَ الَّذِينَ تَدْعُونَ
مِنْ دُونِ اللَّهِ أَرُونِي مَاذَا خَلَقُوا مِنَ
الْأَرْضِ أَمْ لَهُمْ شِرْكٌ فِي السَّمَوَاتِ
أَمْ آتَيْنَاهُمْ كِتَابًا فَهُمْ عَلَىٰ بَيِّنَاتٍ مِنْهُ
بَلْ إِنْ يَعِدُ الظَّالِمُونَ بَعْضُهُمْ بَعْضًا
الْإِعْرَافًا ۝

إِنَّ اللَّهَ يُبْسِكُ السَّمَوَاتِ وَالْأَرْضِ
أَنْ تَزُولَا ۚ وَلَئِنْ رَأَيْتَ
أَمْسَكَهُمَا مِنْ أَحَدٍ مِّنْ بَعْدِهِ
إِنَّهُ كَانَ حَلِيمًا غَفُورًا ۝

وَاقْسَمُوا بِاللَّهِ جَهْدَ أَيْمَانِهِمْ لَئِنْ

ಇವರು ಜಗತ್ತಿನ ಇತರಲ್ಲ ಜನಾಂಗಗಳಿಗಿಂತ ಹೆಚ್ಚು ಸನ್ಮಾರ್ಗ ಗಾಮಿಗಳಾಗುತ್ತಿದ್ದರೆಂದು ಇವರು ದೃಢವಾಗಿ ಅಲ್ಲಾಹನ ಆಣೆ ಹಾಕುತ್ತಾ ಹೇಳುತ್ತಿದ್ದರು. ಆದರೆ, ಎಚ್ಚರಿಕೆ ಕೊಡುವವನು ಇವರ ಬಳಿಗೆ ಬಂದಾಗ ಅವನ ಆಗಮನವು ಇವರಲ್ಲಿ ಸತ್ಯದ ಬಗ್ಗೆ ದ್ವೇಷದ ಹೊರತು ಇನ್ನಾವುದನ್ನೂ ವೃದ್ಧಿಸಲಿಲ್ಲ.

43. ಇವರು ಭೂಮಿಯಲ್ಲಿ ಇನ್ನಷ್ಟು ಹೆಚ್ಚು ಅತಿಕ್ರಮವೆಸಗತೊಡಗಿದರು ಮತ್ತು ಕುತಂತ್ರಗಳನ್ನು ಹೂಡತೊಡಗಿದರು. ವಸ್ತುತಃ ಕುತಂತ್ರಗಳು ಅವುಗಳನ್ನು ಹೂಡುವವರನ್ನೇ ಅಧೋಗತಿಗೆ ಇಳಿಸಿ ಬಿಡುತ್ತವೆ. ಇನ್ನು, ಗತ ಜನಾಂಗಗಳೊಂದಿಗೆ ಅಲ್ಲಾಹನು ತೋರಿದ ಕಾರ್ಯನೀತಿ ಇವರೊಂದಿಗೂ ತೋರಬೇಕೆಂದು ಇವರು ನಿರೀಕ್ಷಿಸುತ್ತಿರುವರೇ? ಹಾಗಿದ್ದರೆ ನೀವು ಅಲ್ಲಾಹನ ಕಾರ್ಯನೀತಿಯಲ್ಲಿ ಯಾವುದೇ ಬದಲಾವಣೆಯನ್ನು ಕಾಣಲಾರಿರಿ ಮತ್ತು ಯಾವುದೇ ಶಕ್ತಿಯು ಅಲ್ಲಾಹನ ಕಾರ್ಯನೀತಿಯನ್ನು ಅದರ ನಿಶ್ಚಿತ ಪಥದಿಂದ ಬದಲಾಯಿಸಬಲ್ಲದೆಂಬುದನ್ನು ನೀವು ಕಾಣಲಾರಿರಿ.

44. ಇವರಿಗಿಂತ ಮುಂಚೆ ಗತಿಸಿದವರ ಪರಿಣಾಮವೇನಾಯಿತೆಂದು ಕಂಡುಕೊಳ್ಳಲು ಇವರು ಭೂಮಿಯ ಮೇಲೆಂದೂ ಸಂಚರಿಸಲಿಲ್ಲವೇ? ಅವರು ಇವರಿಗಿಂತ ಅಧಿಕ ಬಲಶಾಲಿಗಳಾಗಿದ್ದರು. ಆಕಾಶಗಳಲ್ಲಾಗಲಿ, ಭೂಮಿಯಲ್ಲಾಗಲಿ ಅಲ್ಲಾಹನನ್ನು ಸೋಲಿಸಬಲ್ಲ ಯಾವ ಶಕ್ತಿಯೂ ಇಲ್ಲ. ಅವನು ಸರ್ವವನ್ನೂ ಬಲ್ಲವನು ಮತ್ತು ಸರ್ವಶಕ್ತನು.

45. ಅವನು ಜನರನ್ನು ಅವರು ಮಾಡಿದ ದುಷ್ಕರ್ಮಗಳಿಗಾಗಿ ಹಿಡಿಯುತ್ತಿದ್ದರೆ, ಭೂಮಿಯ ಮೇಲೆ ಒಂದು ಜೀವಿಯನ್ನೂ ಜೀವಂತ ಬಿಡುತ್ತಿರಲಿಲ್ಲ. ಆದರೆ, ಅವನು ಅವರಿಗೆ ಒಂದು ನಿಶ್ಚಿತ ಸಮಯದ ವರೆಗೆ ಕಾಲಾವಕಾಶ ಕೊಡುತ್ತಿದ್ದಾನೆ. ಅನಂತರ ಅವರ ನಿಶ್ಚಿತ ಕಾಲ ಬಂದಾಗ ಅಲ್ಲಾಹನು ತನ್ನ ದಾಸರನ್ನು ನೋಡಿಕೊಳ್ಳುವನು.

جَاءَهُمْ نَذِيرٌ لَّيَكُونُنَّ أَهْدَىٰ مِنْ
أَحَدَى الْأُمَمِ ۖ فَلَمَّا جَاءَهُمْ نَذِيرٌ
مَّا زَادَهُمْ إِلَّا نُفُورًا ۝

اسْتَكْبَارًا فِي الْأَرْضِ وَمَكْرَ السَّيِّئِ
وَلَا يَحِيقُ الْمَكْرُ السَّيِّئِ إِلَّا بِأَهْلِهِ
فَهَلْ يَنْظُرُونَ إِلَّا سُنَّتِ الْأَوَّلِينَ
فَلَنْ تَجِدَ لِسُنَّتِ اللَّهِ تَبْدِيلًا ۗ
وَلَنْ تَجِدَ لِسُنَّتِ اللَّهِ تَحْوِيلًا ۝


أَوَلَمْ يَسِيرُوا فِي الْأَرْضِ فَيَنْظُرُوا
كَيْفَ كَانَ عَاقِبَةُ الَّذِينَ مِنْ قَبْلِهِمْ
وَكَانُوا أَشَدَّ مِنْهُمْ قُوَّةً ۗ وَمَا كَانَ
اللَّهُ لِيُعْجِزَهُ مِنْ شَيْءٍ فِي السَّمَوَاتِ
وَلَا فِي الْأَرْضِ ۗ إِنَّهُ كَانَ عَلِيمًا قَدِيرًا ۝

وَلَوْ يَخَافُ اللَّهُ النَّاسَ بِمَا كَسَبُوا
مَا تَرَكَ عَلَى ظَهْرهَا مِنْ دَابَّةٍ وَلَكِنْ
يُؤَخِّرُهُمْ إِلَىٰ أَجَلٍ مُّسَمًّى ۖ فَإِذَا جَاءَ
أَجَلُهُمْ فَإِنَّ اللَّهَ كَانَ بِعِبَادِهِ بَصِيرًا ۝



36. ಯಾಸೀನ್

(ಅವತೀರ್ಣ - ಮಕ್ಕಾದಲ್ಲಿ)



ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಯಾಸೀನ್.
2. ಯುಕ್ತಿಪೂರ್ಣವಾದ ಕುರ್ಆನಿನಾಣೆ-
3. ನಿಶ್ಚಯವಾಗಿಯೂ ನೀವು ಅಲ್ಲಾಹನ ಸಂದೇಶವಾಹಕರ ಲ್ಲಾಗಿರುತ್ತೀರಿ.
4. ನೇರ ಮಾರ್ಗದಲ್ಲಿದ್ದೀರಿ.
5. (ಈ ಕುರ್ಆನ್) ಅತ್ಯಂತ ಪ್ರಬಲನೂ ಕರುಣಾನಿಧಿಯೂ ಆದವನಿಂದ ಅವತೀರ್ಣ ಗೊಂಡುದಾಗಿದೆ-
6. (ಇದು) ಪೂರ್ವಿಕರು ಎಚ್ಚರಿಸಲ್ಪಟ್ಟಿರದ ಕಾರಣದಿಂದ ಪ್ರಜ್ಞಾಹೀನರಾಗಿ ಬಿಟ್ಟಿರುವಂತಹ ಒಂದು ಜನಾಂಗಕ್ಕೆ ನೀವು ಎಚ್ಚರಿಕೆ ಕೊಡುವಂತಾಗಲು.
7. ಇವರಲ್ಲಿ ಹೆಚ್ಚಿನವರು (ಯಾತನೆಯ) ತೀರ್ಪಿಗೆ ಅರ್ಹರಾಗಿ ಬಿಟ್ಟಿದ್ದಾರೆ. ಆದುದರಿಂದಲೇ ಅವರು ವಿಶ್ವಾಸವಿರಿಸುವುದಿಲ್ಲ.¹
8. ನಾವು ಅವರ ಕೊರಳುಗಳಿಗೆ ಕಂಠ ಕಡಗಗಳನ್ನು ಹಾಕಿರುತ್ತೇವೆ.

يَس ۝

وَالْقُرْآنِ الْحَكِيمِ ۝

إِنَّا كَلَّمْنَا مِنْ أَلْفِ مِائَةِ أَلْفٍ ۝

عَلَى صِرَاطٍ مُسْتَقِيمٍ ۝

تَنْزِيلِ الْعَزِيزِ الرَّحِيمِ ۝

لِيُنذِرَ قَوْمًا مَّا أُنذِرَ آبَاؤَهُمْ
فَهُمْ غَافِلُونَ ۝

لَقَدْ حَقَّ الْقَوْلُ عَلَىٰ أَكْثَرِهِمْ
فَهُمْ لَا يُؤْمِنُونَ ۝

إِنَّا جَعَلْنَا فِي أَعْنَاقِهِمْ غَلًّا فَهُمْ

1. ಪ್ರವಾದಿವರ್ಯರ(ಸ) ಬೋಧನೆಗೆ ಪ್ರತಿಯಾಗಿ ಹಟ ಮತ್ತು ಮೊಂಡುಪ್ರವೃತ್ತಿ ತಳೆಯುತ್ತಿದ್ದ ಮತ್ತು ಅವರ ಮಾತನ್ನು ಒಪ್ಪುವುದಿಲ್ಲವೆಂಬ ನಿರ್ಧಾರ ಕೈಗೊಂಡಿದ್ದ ವ್ಯಕ್ತಿಗಳ ಕುರಿತು ಇಲ್ಲಿ ಪ್ರಸ್ತಾಪಿಸಲಾಗಿದೆ. "ಇವರು ನಿಶ್ಚಿತ ಯಾತನೆಗೆ ಬಾಧ್ಯಸ್ಥರಾಗಿ ಮಾರ್ಪಟ್ಟಿದ್ದಾರೆ. ಆದ್ದರಿಂದ ಇವರು ವಿಶ್ವಾಸವಿಡುವುದಿಲ್ಲ" ಎಂದು ಅವರ ಬಗ್ಗೆ ಹೇಳಲಾಗಿದೆ.

<p>ಅವುಗಳಿಂದಾಗಿ ಅವರು ಗಲ್ಲದ ವರೆಗೆ ಬಿಗಿಯಲ್ಪಟ್ಟಿದ್ದಾರೆ. ಆದುದರಿಂದಲೇ ಅವರು ತಲೆಯನ್ನೆತ್ತಿಕೊಂಡು ನಿಂತಿದ್ದಾರೆ.²</p>	<p>إِلَى الْأَذْقَانِ فَهُمْ مُقْمَحُونَ ①</p>
<p>9. ನಾವು ಒಂದು ಗೋಡೆಯನ್ನು ಅವರ ಮುಂದೆಯೂ ಒಂದು ಗೋಡೆಯನ್ನು ಅವರ ಹಿಂದೆಯೂ ನಿಲ್ಲಿಸಿದ್ದೇವೆ. ಹೀಗೆ ನಾವು ಅವರನ್ನು ಮುಚ್ಚಿ ಬಿಟ್ಟಿದ್ದೇವೆ. ಅವರಿಗೆ ಈಗ ಏನೂ ತೋಚುವುದಿಲ್ಲ.³</p>	<p>وَجَعَلْنَا مِنْ بَيْنِ أَيْدِيهِمْ سَدًّا وَمِنْ خَلْفِهِمْ سَدًّا فَأَعْشَيْنَاهُمْ فَهُمْ لَا يُبْصِرُونَ ④</p>
<p>10. ಅವರಿಗೆ ನೀವು ಎಚ್ಚರಿಕೆ ಕೊಟ್ಟರೂ ಕೊಡದಿದ್ದರೂ ಸರಿಯೇ. ಅವರು ವಿಶ್ವಾಸ ಸ್ವೀಕರಿಸುವವರಲ್ಲ.</p>	<p>وَسَوَاءٌ عَلَيْهِمْ أُنذَرْتَهُمْ أَمْ لَمْ تُنذِرْهُمْ لَا يُؤْمِنُونَ ⑤</p>
<p>11. ಉಪದೇಶವನ್ನು ಅನುಸರಿಸುವವನಿಗೆ ಮತ್ತು ದಯಾಮಯನಾದ ದೇವನನ್ನು ಪ್ರತ್ಯಕ್ಷ ನೋಡದೆಯೇ ಭಯಪಡುವವನಿಗೆ ಮಾತ್ರ ನೀವು ಎಚ್ಚರಿಕೆ ನೀಡಬಲ್ಲೀರಿ. ಅವನಿಗೆ ಕ್ಷಮೆ ಮತ್ತು ಸನ್ನಾಹ ಪ್ರತಿಫಲದ ಶುಭವಾರ್ತೆ ನೀಡಿರಿ.</p>	<p>إِنَّمَا تُنذِرُ مَنِ اتَّبَعَ الذِّكْرَ وَخَشِيَ الرَّحْمَنَ الْغَيْبِ فَبَشِّرْهُ بَعْغْفِرَةٍ وَأَجْرٍ كَرِيمٍ ⑥</p>
<p>12. ನಿಶ್ಚಯವಾಗಿಯೂ ನಾವು ಒಂದು ದಿನ ಮೃತರನ್ನು ಜೀವಂತ ಗೊಳಿಸಲಿರುವೆವು. ಅವರು ಮಾಡಿದ ಕರ್ಮಗಳನ್ನೂ ಬಿಟ್ಟು ಹೋಗಿರುವ ಕುರುಹುಗಳನ್ನೂ ನಾವು ಬರೆಯುತ್ತಿದ್ದೇವೆ. ನಾವು ಎಲ್ಲಾ ವಿಷಯಗಳನ್ನು ಒಂದು ತೆರದ ಗ್ರಂಥದಲ್ಲಿ ಲಿಖಿತಗೊಳಿಸಿ ಬಿಟ್ಟಿದ್ದೇವೆ.</p>	<p>إِنَّا نَحْنُ نُحْيِي الْمَوْتَىٰ وَنَكْتُبُ مَا قَدَّمُوا وَآثَارَهُمْ وَكُلَّ شَيْءٍ أَحْصَيْنَاهُ فِي إِمَامٍ مُّبِينٍ ⑦</p>
<p>13. ಇವರಿಗೆ ದೃಷ್ಟಾಂತಕ್ಕಾಗಿ ಸಂದೇಶವಾಹಕರು ಬಂದಿದ್ದ ಆ ನಾಡಿನವರ ವೃತ್ತಾಂತವನ್ನು ತಿಳಿಸಿರಿ.</p>	<p>وَاصْرِبْ لَهُمْ مَثَلًا أَصْحَابَ الْقَرْيَةِ ⑧ إِذْ جَاءَهَا الْمُرْسَلُونَ ⑨</p>
<p>14. ನಾವು ಅವರ ಕಡೆಗೆ ಇಬ್ಬರು ಸಂದೇಶವಾಹಕರನ್ನು ರವಾನಿಸಿದೆವು. ಅವರು ಇಬ್ಬರನ್ನೂ ಸುಳ್ಳಾಗಿಸಿಬಿಟ್ಟರು. ಅನಂತರ ನಾವು ಸಹಾಯಕ್ಕಾಗಿ ಮೂರನೆಯವನನ್ನು ಕಳುಹಿಸಿದೆವು. ಅವರೆಲ್ಲರೂ "ನಾವು ನಿಮ್ಮ ಕಡೆಗೆ ಸಂದೇಶವಾಹಕರಾಗಿ ಕಳುಹಿಸಲ್ಪಟ್ಟಿದ್ದೇವೆ" ಎಂದರು.</p>	<p>إِذْ أَرْسَلْنَا إِلَيْهِمُ اتِّبَتِينَ فَكَذَّبُوهُمَا فَكَرَّرْنَا بِتَالِثٍ فَقَالُوا إِنَّا إِلَيْكُمْ مُّرْسَلُونَ ⑩</p>
<p>2. 'ಕೊರಳ ಪಟ್ಟಿಯೆಂದರೆ ಸತ್ಯ ಸ್ವೀಕರಿಸಲು ಅವರ ಪಾಲಿಗೆ ಅಡ್ಡಿಯಾಗುತ್ತಿದ್ದ ಹಟಸಾಧನೆ. "ಗಲ್ಲದ ವರೆಗೆ ಬಿಗಿಯಲ್ಪಟ್ಟಿದ್ದಾರೆ" ಮತ್ತು "ತಲೆ ಎತ್ತಿ ನಿಂತಿದ್ದಾರೆ" ಎಂದರೆ ದುರಹಂಕಾರದಿಂದಾಗಿ ಅವರು ಕತ್ತನ್ನು ಸೆತಿಯುತ್ತಿದ್ದರು ಎಂದಾಗಿದೆ.</p> <p>3. "ಒಂದು ಗೋಡೆಯನ್ನು ಅವರ ಮುಂದೆಯೂ ಮತ್ತೊಂದು ಗೋಡೆಯನ್ನು ಅವರ ಹಿಂದೆಯೂ ನಿಲ್ಲಿಸಿದ್ದೇವೆ" ಎಂದರೆ ತಮ್ಮ ದುರಹಂಕಾರದಿಂದಾಗಿ ಸಹಜವೆಂಬಂತೆ ಅವರು ಹಿಂದಿನ ಇತಿಹಾಸದಿಂದ ಪಾಠಕಲಿಯುವುದಾಗಲಿ, ಭವಿಷ್ಯದ ಪರಿಣಾಮದ ಬಗ್ಗೆ ಆಲೋಚಿಸುವುದಾಗಲಿ ಮಾಡುವುದಿಲ್ಲ. ಅವರ ಪೂರ್ವಗ್ರಹಗಳು ನಾಲ್ಕು ನಿಟ್ಟಿನಿಂದ ಅವರನ್ನು ಆವರಿಸಿಕೊಂಡಿವೆ. ಅವರ ತಪ್ಪುಕಲ್ಪನೆಗಳಿಂದಾಗಿ ಅವರ ಕಣ್ಣುಗಳ ಮೇಲೆ ಪರದೆ ಬಿದ್ದಿದೆ. ಆದ್ದರಿಂದ ಪ್ರತಿಯೊಬ್ಬ ಸತ್‌ಸ್ವಭಾವದ ನಿಷ್ಪಕ್ಷಮತಿ ವ್ಯಕ್ತಿಗೂ ಗೋಚರಿಸುವಂತಹ ಸುಸ್ಪಷ್ಟವಾದ ವಾಸ್ತವಿಕತೆಗಳು ಅವರಿಗೆ ಕಾಣುವುದಿಲ್ಲ.</p>	

15. ನಾಡಿನವರು, "ನೀವು ನಮ್ಮಂತಹ ಮನುಷ್ಯರಲ್ಲದೆ ಇನ್ನೇನೂ ಅಲ್ಲ. ದಯಾಮಯನಾದ ದೇವನು ಏನನ್ನೂ ಇಳಿಸಿಲ್ಲ. ನೀವು ಕೇವಲ ಸುಳ್ಳಾಡುತ್ತಿರುವಿರಿ" ಎಂದರು.

قَالُوا مَا أَنْتُمْ إِلَّا بَشَرٌ مِثْلُنَا وَمَا
أَنْزَلَ الرَّحْمَنُ مِنْ سَمَاءٍ إِلَّا أَنْتُمْ
الْأَلْفَاكُ كَذِبُونَ ﴿١٥﴾

16. "ನಾವು ಖಂಡಿತವಾಗಿಯೂ ನಿಮ್ಮ ಕಡೆಗೆ ಸಂದೇಶವಾಹಕರಾಗಿ ಕಳುಹಿಸಲ್ಪಟ್ಟಿದ್ದೇವೆಂಬುದನ್ನು ನಮ್ಮ ಪ್ರಭು ಅರಿತಿರುತ್ತಾನೆ.

قَالُوا رَبَّنَا عَلِّمْنَا لَمَّا يَنْزَلُ الْكِتَابَ لَعَلَّ
نَحْنُ مِنَ الْمُنذَرِينَ ﴿١٦﴾

17. ಸುಸ್ಪಷ್ಟ ಸಂದೇಶವನ್ನು ತಲುಪಿಸುವ ಹೊರತು ಇನ್ನಾವ ಹೊಣೆಯೂ ನಮ್ಮ ಮೇಲಿಲ್ಲ" ಎಂದು ಸಂದೇಶವಾಹಕರು ಹೇಳಿದರು.

وَمَا عَلَيْنَا إِلَّا الْبَلْغُ الْمُبِينُ ﴿١٧﴾

18. ನಾಡಿನವರು ಹೇಳತೊಡಗಿದರು- "ನಾವಂತು ನಿಮ್ಮನ್ನು ನಮ್ಮ ಪಾಲಿಗೆ ಅಪಶಕುನವೆಂದು ತಿಳಿಯುತ್ತೇವೆ. ನೀವು ಈ ಕಾರ್ಯವನ್ನು ಕೈ ಬಿಡದಿದ್ದರೆ, ನಾವು ನಿಮ್ಮನ್ನು ಕಲ್ಲೆಸೆದು ಕೊಲ್ಲುವೆವು ಮತ್ತು ನೀವು ನಮ್ಮಿಂದ ವೇದನಾಯುಕ್ತ ಶಿಕ್ಷೆ ಪಡೆಯುವಿರಿ."

قَالُوا إِنَّا تَطَيَّرْنَا بِكُمْ لَئِن لَّمْ
تَنْتَهُوا لَنَرْجُمَنَّكُمْ وَلَيَمَسَّنَّكُم مِّنَّا
عَذَابٌ أَلِيمٌ ﴿١٨﴾

19. (ಅದಕ್ಕೆ) ಸಂದೇಶವಾಹಕರು- "ನಿಮ್ಮ ಅಪಶಕುನವಂತು ನಿಮ್ಮಲ್ಲೇ ಇದೆ. ನಿಮಗೆ ಉಪದೇಶ ಮಾಡಿದುದಕ್ಕಾಗಿ ನೀವು ಹೀಗೆ ಹೇಳುತ್ತಿರುವಿರಾ? ವಾಸ್ತವದಲ್ಲಿ ನೀವು ಹದಮೂರಿದವ ರಾಗಿರುತ್ತೀರಿ" ಎಂದು ಉತ್ತರ ಕೊಟ್ಟರು.

قَالُوا طَائِفًا مِّنْكُمْ مَّعَكُمْ أَئِن
ذُكِّرْتُم ۖ بَلْ أَنْتُمْ قَوْمٌ مُّسْرِفُونَ ﴿١٩﴾

20. ಅಷ್ಟರಲ್ಲಿ ಪಟ್ಟಣದ ದೂರದ ಮೂಲೆಯಿಂದ ಒಬ್ಬನು ಓಡುತ್ತಾ ಬಂದು ಹೀಗೆಂದನು, "ಓ ನನ್ನ ಜನಾಂಗದವರೇ! ಸಂದೇಶ ವಾಹಕರನ್ನು ಅನುಸರಿಸಿ-

وَجَاءَ مِنْ أَقْصَا الْمَدِينَةِ رَجُلٌ يَسْعَى
قَالَ يَا قَوْمِ أَتَّبِعُوا الْمُرْسَلِينَ ﴿٢٠﴾

21. ನಿಮ್ಮಿಂದ ಯಾವ ಪ್ರತಿಫಲವನ್ನೂ ಬಯಸದ ಹಾಗೂ ಸ್ವತಃ ನೇರ ಮಾರ್ಗದಲ್ಲಿ ಇರುವ ಇವರನ್ನು ಅನುಸರಿಸಿ-

أَتَّبِعُوا مَنْ لَا يَسْئَلُكُمْ أَجْرًا وَهُمْ
يُهْتَدُونَ ﴿٢١﴾

22. *ಯಾರು ನನ್ನನ್ನು ಸೃಷ್ಟಿಸಿರುವನೋ ಮತ್ತು ಯಾರ ಕಡೆಗೆ ನೀವೆ ಲ್ಲರೂ ಮರಳಿ ಹೋಗಲಿಕ್ಕಿದೆಯೋ ಅವನ ದಾಸ್ಯ-ಆರಾಧನೆಯನ್ನು ನಾನೇಕೆ ಮಾಡಬಾರದು?

وَمَا لِي لَا أَعْبُدُ الَّذِينَ فَطَرَنِي وَإِلَيْهِمْ
تُرْجَعُونَ ﴿٢٢﴾

*ಇಲ್ಲಿಂದ 23ನೆಯ ಕಾಂಡ ಆರಂಭ.

23. ನಾನು ಅವನನ್ನು ಬಿಟ್ಟು ಇತರರನ್ನು ಆರಾಧ್ಯರಾಗಿ ಮಾಡಿ ಕೊಳ್ಳಬೇಕೆ? ವಸ್ತುತಃ ದಯಾಮಯನಾದ ದೇವನು ನನಗೇನಾದರೂ ಹಾನಿಯನ್ನುಂಟು ಮಾಡಲಿಚ್ಛಿಸಿದರೆ ಅವರ ಶಿಫಾರಸು ನನಗೇನೂ ಫಲಕಾರಿಯಾಗದು ಮತ್ತು ಅವರು ನನ್ನನ್ನು ಬಿಡುಗಡೆಗೊಳಿಸಲಾರರು.

ءَاَتَّخِذُ مِنْ دُونِهَا إِلَهًا إِنَّ يُرِيدُ
الرَّحْمَنُ بَضْرًا لَّا تُغْنِي عَنِّي شَفَاعَتُهُمْ
شَيْئًا وَلَا يُنْقِذُونِ ﴿٣٦﴾

24. ಹಾಗೆ ಮಾಡಿದರೆ ನಾನು ಸ್ಪಷ್ಟ ಪಥಭ್ರಷ್ಟತೆಯಲ್ಲಿ ಸಿಲುಕಿ ಬಿಡುವೆನು.

إِنِّي إِذَا لَفِي ضَلَالٍ مُّبِينٍ ﴿٣٧﴾

25. ನಾನಂತು ನಿಮ್ಮ ಪ್ರಭುವಿನ ಮೇಲೆ ವಿಶ್ವಾಸವಿರಿಸಿದೆನು. ನೀವೂ ನನ್ನ ಮಾತನ್ನು ಒಪ್ಪಿಕೊಳ್ಳಿರಿ".

إِنِّي آمَنْتُ بِرَبِّكُمْ فَاسْمِعُونِ ﴿٣٨﴾

26-27. (ಕೊನೆಗೆ ಅವರು ಅವನನ್ನು ವಧಿಸಿ ಬಿಟ್ಟರು) "ಸ್ವರ್ಗದಲ್ಲಿ ಪ್ರವೇಶಿಸು" ಎಂದು ಆ ವ್ಯಕ್ತಿಯೊಡನೆ ಹೇಳಲಾಯಿತು. ಅವನು, "ಅಯ್ಯೋ! ನನ್ನ ಪ್ರಭು ಯಾವುದಕ್ಕಾಗಿ ನನ್ನನ್ನು ಕ್ಷಮಿಸಿದನು ಮತ್ತು ನನ್ನನ್ನು ಸನ್ಮಾನ್ಯ ಜನರಲ್ಲಿ ಸೇರಿಸಿದನೆಂಬುದು ನನ್ನ ಜನಾಂಗಕ್ಕೆ ತಿಳಿದಿರುತ್ತಿದ್ದರೆ!" ಎಂದನು.

قِيلَ ادْخُلِ الْجَنَّةَ قَالَ يَا لَيْتَ قَوْمِي
 يَعْلَمُونَ ﴿٣٩﴾ بِمَا عَفَرَ رَبِّي وَرَبِّي
 وَجَعَلَنِي مِنَ الْمُكْرَمِينَ ﴿٤٠﴾

28. ಅನಂತರ ನಾವು ಅವನ ಜನಾಂಗದ ಮೇಲೆ ಆಕಾಶದಿಂದ ಸೈನ್ಯವನ್ನೇನೂ ಇಳಿಸಲಿಲ್ಲ. ನಮಗೆ ಸೇನೆಯನ್ನು ಕಳುಹಿಸುವ ಅಗತ್ಯವೂ ಇರಲಿಲ್ಲ.

وَمَا أَنْزَلْنَا عَلَى قَوْمِهِ مِنْ بَعْدِ
 مِنْ جُنْدٍ مِنَ السَّمَاءِ وَمَا كُنَّا مُنْزِلِينَ ﴿٤١﴾

29. ಕೇವಲ ಒಂದು ಘನಸ್ಫೋಟವಾಯಿತು ಮತ್ತು ಅವರೆಲ್ಲರೂ ಹಠಾತ್ತನೆ ನಂದಿ ಹೋದರು.

إِنْ كَانَتْ إِلَّا صَيْحَةً وَاحِدَةً فَإِذَا
 هُمْ خُمُودٌ ﴿٤٢﴾

30. ಅಯ್ಯೋ; ದಾಸರ ಅವಸ್ಥೆಯೇ! ಅವರ ಬಳಿಗೆ ಯಾವ ಸಂದೇಶವಾಹಕನು ಬಂದರೂ ಅವರು ಅವನ ಅಪಹಾಸ್ಯವನ್ನೇ ಮಾಡುತ್ತಿದ್ದರು.

يَحْسُرُونَ عَلَى الْعِبَادَةِ مَا يَأْتِيهِمْ مِنْ
 رَسُولٍ إِلَّا كَانُوا بِهِ يَسْتَهْزِئُونَ ﴿٤٣﴾

31. ನಾವು ಅವರಿಗಿಂತ ಮುಂಚೆ ಎಷ್ಟೋ ಜನಾಂಗಗಳನ್ನು ನಾಶಗೊಳಿಸಿದ್ದನ್ನೂ ಅನಂತರ ಅವು ಎಂದೂ ಮರಳಿ ಅವರ ಕಡೆಗೆ ಬಾರದಿದ್ದುದನ್ನೂ ಅವರು ಕಂಡಿಲ್ಲವೇ?

أَلَمْ يَرَوْا كَمْ أَهْلَكْنَا قَبْلَهُمْ مِنَ
 الْقُرُونِ أَنَّهُمْ إِلَيْهِمْ لَا يَرْجِعُونَ ﴿٤٤﴾

32. ಇವರೆಲ್ಲರನ್ನೂ ಒಂದು ದಿನ ನಮ್ಮ ಮುಂದೆ ಹಾಜರು ಪಡಿಸಲಿಕ್ಕಿದೆ.

وَإِنْ كُلُّ لُجَّةٍ لَدَيْنَا مُحْضَرُونَ ﴿٤٥﴾

33. ನಿರ್ಜೀವ ಭೂಮಿಯು ಇವರಿಗೊಂದು ನಿದರ್ಶನವಾಗಿದೆ. ನಾವು ಅದಕ್ಕೆ ಜೀವದಾನ ಮಾಡಿದೆವು ಮತ್ತು ಅದರಿಂದ ಧಾನ್ಯಗಳನ್ನು ಹೊರತಂದೆವು, ಅದನ್ನು ಇವರು ಉಣ್ಣುತ್ತಾರೆ.

وَآيَةٌ لَهُمُ الْأَرْضُ الْمَيِّتَةُ أَحْيَيْنَاهَا
وَآخْرَجْنَا مِنْهَا حَبًّا فَمِنْهُ يَأْكُلُونَ ﴿٣٣﴾

34. ನಾವು ಅದರಲ್ಲಿ ಖಜಾನೆ ಮತ್ತು ದ್ರಾಕ್ಷಿಗಳ ತೋಟಗಳನ್ನುಂಟು ಮಾಡಿದೆವು ಮತ್ತು ಅದರೊಳಗಿಂದ ಚಿಲುಮೆಗಳನ್ನು ಹೊಮ್ಮಿಸಿದೆವು.

وَجَعَلْنَا فِيهَا جَنَّاتٍ مِنْ نَخِيلٍ وَأَعْنَابٍ
وَفَجَّرْنَا فِيهَا مِنَ الْعُيُونِ ﴿٣٤﴾

35. (ಇದು) ಇವರು ಅದರ ಫಲವನ್ನು ಉಣ್ಣಲಿಕ್ಕಾಗಿ. ಇವೆಲ್ಲ ಇವರ ಸ್ವಂತ ಕೈಗಳಿಂದ ನಿರ್ಮಿತವಾದುದಲ್ಲ. ಹಾಗಿದ್ದೂ ಇವರು ಕೃತಜ್ಞರಾಗುವುದಿಲ್ಲವೇ?

لِيَأْكُلُوا مِنْ ثَمَرِهِ وَمَا عَمِلَتْهُ
أَيْدِيهِمْ أَفَلَا يَشْكُرُونَ ﴿٣٥﴾

36. ಎಲ್ಲ ತರದ ಜೋಡಿಗಳನ್ನು- ಅವುಗಳು ಭೂಮಿಯ ವನಸ್ಪತಿಗಳಲ್ಲಿರಲಿ, ಸ್ವತಃ ಇವರ (ಮನುಷ್ಯರ) ವರ್ಗದಲ್ಲಿರಲಿ- ಅಥವಾ ಇವರಿಗೆ ತಿಳಿದೇ ಇಲ್ಲದಂತಹ ವಸ್ತುಗಳಲ್ಲಿರಲಿ- ಸೃಷ್ಟಿಸಿದವನು ಪರಮ ಪಾವನನು.

سُبْحَانَ الَّذِي خَلَقَ الْأَزْوَاجَ كُلَّهَا
مِمَّا تَثْبُتُ الْأَرْضُ وَمِنْ أَنْفُسِهِمْ
وَمِمَّا لَا يَعْلَمُونَ ﴿٣٦﴾

37. ಇವರಿಗೆ ರಾತ್ರಿಯು ಇನ್ನೊಂದು ನಿದರ್ಶನವಾಗಿದೆ. ನಾವು ಅದರ ಮೇಲಿಂದ ಹಗಲನ್ನು ಸರಿಸಿಬಿಡುತ್ತೇವೆ. ಆಗ ಇವರ ಮೇಲೆ ಕತ್ತಲೆ ಕವಿಯುತ್ತದೆ-

وَآيَةٌ لَهُمُ اللَّيْلُ نَسْلَخُ مِنْهُ النَّهَارَ
فَإِذَا هُمْ مُظْلِمُونَ ﴿٣٧﴾

38. ಮತ್ತು ಸೂರ್ಯನು ತನ್ನ ಸ್ಥಾನದ ಕಡೆಗೆ ಚಲಿಸುತ್ತಿದ್ದಾನೆ. ಪ್ರಬಲನೂ ಸರ್ವಜ್ಞನೂ ಆದವನ ನಿರ್ಣಯವಿದು-

وَالشَّمْسُ تَجْرِي لِمُسْتَقَرٍّ لَهَا
ذَلِكَ تَقْدِيرُ الْعَزِيزِ الْعَلِيمِ ﴿٣٨﴾

39. ಮತ್ತು ಚಂದ್ರ - ಅದಕ್ಕೆ ನಾವು ಘಟ್ಟಗಳನ್ನು ನಿಶ್ಚಯಿಸಿಕೊಟ್ಟಿದ್ದು, ಅವುಗಳನ್ನು ಹಾದು ಹೋಗುತ್ತಾ ಕೊನೆಗೆ ಅದು ಖಜಾನೆಯ ಬೀದಿಯಲ್ಲಿನಂತಾಗಿ ಬಿಡುತ್ತದೆ.

وَالْقَمَرَ قَدَرْنَا مَنَازِلَ حَتَّىٰ عَادَ
كَالْعُرْجُونِ الْقَدِيمِ ﴿٣٩﴾

40. ಚಂದ್ರನನ್ನು ಹಿಡಿಯಲು ಸೂರ್ಯನಿಂದಾಗದು ಮತ್ತು ರಾತ್ರಿಯು ಹಗಲನ್ನು ಮೀರಿ ಹೋಗಲಾರದು. ಎಲ್ಲವೂ ಒಂದೊಂದು ಕಕ್ಷೆಯಲ್ಲಿ ತೇಲುತ್ತಿವೆ.

لَا الشَّمْسُ يَنْبَغِي لَهَا أَنْ تُدْرِكَ
الْقَمَرَ وَلَا اللَّيْلُ سَابِقُ النَّهَارِ
وَ كُلُّ فِي فَلَكَ يُسَبِّحُونَ ﴿٤٠﴾

41. ನಾವು ತುಂಬಿದ ನಾವೆಯಲ್ಲಿ ಇವರ ಸಂತತಿಯನ್ನು ಸವಾರಿ ಮಾಡಿಸಿದುದೂ ಇವರಿಗೊಂದು ನಿದರ್ಶನವಾಗಿದೆ.⁴

وَآيَةٌ لَهُمْ أَنَّا حَمَلْنَا ذُرِّيَّتَهُمْ
فِي الْفَلَكِ الْمَشْحُونِ ﴿٤١﴾

4. ನಾವೆ ಎಂದರೆ ಹ. ನೂಹ್(ಅ) ನಾವೆ.

42. ಅನಂತರ ಇವರಿಗಾಗಿ ಅದೇ ತರದ ನಾವೆಗಳನ್ನು ಮತ್ತೂ ಸೃಷ್ಟಿಸಿ ದೆವು. ಅವುಗಳ ಮೇಲೆ ಇವರು ಸವಾರಿ ಮಾಡುತ್ತಾರೆ.

وَ خَلَقْنَا لَهُمْ مِنْ مِثْلِهِ مَا يَرْكَبُونَ ﴿٤٢﴾

43. ನಾವಿಚ್ಛಿಸಿದರೆ, ಇವರನ್ನು ಮುಳುಗಿಸಿ ಬಿಡಬಲ್ಲೆವು, ಇವರ ಮೊರೆಯನ್ನು ಕೇಳುವವರಾರೂ ಇರಲಾರರು ಮತ್ತು ಯಾವ ರೀತಿಯಿಂದಲೂ ಇವರು ರಕ್ಷಿಸಲ್ಪಡಲಾರರು.

وَ إِن تَشَاءُ نَعْرِفْهُمْ فَلَا صَلَاحَ لَهُمْ
وَ لَا هُمْ يُنقَدُونَ ﴿٤٣﴾

44. ಕೇವಲ ನಮ್ಮ ಕೃಪೆ ಮಾತ್ರ ಇವರನ್ನು ಪಾರುಗಾಣಿಸುತ್ತಿದೆ ಮತ್ತು ಒಂದು ನಿರ್ದಿಷ್ಟ ಸಮಯದ ವರೆಗೆ ಜೀವನದ ಸುಖೋಪ ಭೋಗಗಳನ್ನು ಅನುಭವಿಸುವ ಅವಕಾಶ ಕೊಡುತ್ತಿದೆ.

إِلَّا رَحْمَةً مِنَّا وَ مَتَاعًا إِلَىٰ حِينٍ ﴿٤٤﴾

45. ನಿಮ್ಮ ಮುಂದೆ ಬರುತ್ತಿರುವ ಮತ್ತು ನಿಮ್ಮ ಹಿಂದೆ ಗತಿಸಿರುವ ದುರ್ಗತಿಯಿಂದ ತಪ್ಪಿಸಿಕೊಳ್ಳಿರಿ, "ನಿಮ್ಮ ಮೇಲೆ ಕರುಣೆ ತೋರಲ್ಪಡಲೂಬಹುದು" ಎಂದು ಇವರೊಡನೆ ಹೇಳಿದಾಗ, (ಇವರು ಕೇಳಿಯೂ ಕೇಳದಂತೆ ಮಾಡುತ್ತಾರೆ.)

وَ إِذَا قِيلَ لَهُمُ اتَّقُوا مَا بَيْنَ أَيْدِيكُمْ
وَ مَا خَلْفَكُمْ لَعَلَّكُمْ تُرْحَمُونَ ﴿٤٥﴾

46. ಇವರ ಮುಂದೆ ಇವರ ಪ್ರಭುವಿನ ನಿದರ್ಶನಗಳ ಪೈಕಿ ಯಾವ ನಿದರ್ಶನ ಬಂದರೂ ಇವರು ಅದರ ಕಡೆಗೆ ಗಮನಹರಿಸುವುದಿಲ್ಲ.

وَ مَا تَأْتِيهِمْ مِنْ آيَةٍ مِنْ آيَاتِ
رَبِّهِمْ إِلَّا كَانُوا عَنْهَا مُعْرِضِينَ ﴿٤٦﴾

47. ಅಲ್ಲಾಹನು ನಿಮಗೆ ನೀಡಿರುವ ಜೀವನಾಧಾರದಿಂದ ಒಂದಿಷ್ಟನ್ನು ಅಲ್ಲಾಹನ ಮಾರ್ಗದಲ್ಲೂ ಖರ್ಚು ಮಾಡಿರಿ ಎಂದು ಹೇಳಲಾದಾಗ, ಈ ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳೊಡನೆ- "ಅಲ್ಲಾಹನು ಇಚ್ಛಿಸುತ್ತಿದ್ದರೆ ಸ್ವತಃ ತಾನೇ ಯಾರಿಗೆ ಉಣಿಸುತ್ತಿದ್ದನೋ ಅವರಿಗೆ ನಾವು ಉಣಿಸಬೇಕೇ? ನೀವಂತೂ ಸಂಪೂರ್ಣವಾಗಿ ದಾರಿಗಟ್ಟು ಹೋಗಿದ್ದೀರಿ" ಎಂದು ಹೇಳುತ್ತಾರೆ.

وَ إِذَا قِيلَ لَهُمُ اتَّقُوا مَا رَزَقَكُمْ
اللَّهُ قَالُوا الَّذِينَ كَفَرُوا بِالَّذِينَ آمَنُوا
أَنْطَعِمُ مَنْ لَوْ يَشَاءُ اللَّهُ أَطَعَمَهُ
إِنْ أَنْتُمْ إِلَّا فِي ضَلَالٍ مُبِينٍ ﴿٤٧﴾

48. "(ಪ್ರಳಯ ದಿನದ) ಈ ಬೆದರಿಕೆ ಈಡೇರುವುದಾದರೂ ಯಾವಾಗ? ನೀವು ಸತ್ಯವಂತರಾಗಿದ್ದರೆ ತಿಳಿಸಿರಿ" ಎಂದು ಇವರು ಹೇಳುತ್ತಾರೆ.

وَ يَقُولُونَ مَتَىٰ هَذَا الْوَعْدُ إِنْ
كُنْتُمْ صَادِقِينَ ﴿٤٨﴾

49. ವಾಸ್ತವದಲ್ಲಿ ಇವರು ಯಾವುದನ್ನು ಕಾಯುತ್ತಿರುವರೋ ಅದೊಂದು ಘನಸ್ಫೋಟವಾಗಿರುತ್ತದೆ. ಅದು- ಇವರು (ತಮ್ಮ ಲೌಕಿಕ ವ್ಯವಹಾರಗಳಲ್ಲಿ) ಜಗಳಾಡುತ್ತಿರುವಾಗ ಹಠಾತ್ತನೆ ಬಂದೆರಗುವುದು.

مَا يَنْظُرُونَ إِلَّا صَيْحَةً وَاحِدَةً
تَأْخُذُهُمْ وَ هُمْ يَخِصِّصُونَ ﴿٤٩﴾

50. ಆಗ ಇವರಿಗೆ 'ಉಯಿಲು' ಮಾಡಲಿಕ್ಕೂ ಸಾಧ್ಯವಾಗದು ಮತ್ತು ತಮ್ಮ ಮನೆಯವರೆಡೆಗೆ ಮರಳಲಿಕ್ಕೂ ಆಗದು.

فَلَا يَسْتَطِيعُونَ تَوْصِيَةً وَ لَا إِلَىٰ
أَهْلِهِمْ يَرْجِعُونَ ﴿٥٠﴾

51. ಅನಂತರ ಒಂದು ಕಹಳೆಯನ್ನೂದಲಾಗುವುದು. ಆಗ ಇವರು ಒಮ್ಮೆಲೆ ತಮ್ಮ ಪ್ರಭುವಿನ ಮುಂದೆ ಹಾಜರಾಗಲಿಕ್ಕಾಗಿ ತಮ್ಮ ಸಮಾಧಿಗಳಿಂದ ಹೊರಟು ಬರುವರು.

وَنُفِخَ فِي الصُّورِ فَإِذَا هُم مِّنَ الْأَجْدَاثِ
إِلَىٰ رَبِّهِمْ يَنْسِلُونَ ﴿٥١﴾

52. ಅವರು ಭಯಭೀತರಾಗಿ, "ನಮ್ಮನ್ನು ನಮ್ಮ ಶಯನಗೃಹದಿಂದ ಎಬ್ಬಿಸಿದವರಾರು?" ಎಂದು ಕೇಳುವರು. "ಇದು ದಯಾಮಯ ನಾದ ದೇವನು ವಾಗ್ದಾನ ಮಾಡಿದುದೇ ಆಗಿದೆ ಮತ್ತು ಸಂದೇಶವಾಹಕರ ಮಾತು ಸತ್ಯವಾಗಿತ್ತು."⁵

قَالُوا يَا وَيْلَنَا مَن بَعَثَنَا مِن مَّرْقَدِنَا ۚ
هَذَا مَا وَعَدَ الرَّحْمَنُ وَصَدَقَ
الْمُرْسَلُونَ ﴿٥٢﴾

53. ಅದೊಂದು ಘನಸ್ಪೋಟವಾಗಿರುವುದು ಮತ್ತು ಎಲ್ಲರೂ ನಮ್ಮ ಮುಂದೆ ಹಾಜರುಗೊಳಿಸಲ್ಪಡುವರು."

إِن كَانَتْ إِلَّا صَيْحَةً وَاحِدَةً فَإِذَا
هُم جَمِيعٌ لَّدَيْنَا مُحْضَرُونَ ﴿٥٣﴾

54. ಇಂದು ಯಾರ ಮೇಲೂ ಸ್ವಲ್ಪವೂ ಅನ್ಯಾಯವಾಗದು. ನಿಮಗೆ ನೀವು ಮಾಡುತ್ತಿದ್ದ ಕರ್ಮಗಳಿಗನುಸಾರವಾದ ಪ್ರತಿಫಲವನ್ನೇ ಕೊಡಲಾಗುವುದು.

قَالِيَوْمَ لَا تُظَلَمُ نَفْسٌ شَيْئًا وَلَا
تُجْزَوْنَ إِلَّا مَا كُنتُمْ تَعْمَلُونَ ﴿٥٤﴾

55. ಇಂದು ಸ್ವರ್ಗವಾಸಿಗಳು ಸುಖಿಸುವುದರಲ್ಲೇ ತಲ್ಲೀನರಾಗಿದ್ದಾರೆ.

إِنَّ أَصْحَابَ الْجَنَّةِ الْيَوْمَ فِي شُغْلٍ
فِيهَا يُكْفَرُونَ ﴿٥٥﴾

56. ಅವರೂ ಅವರ ಪತ್ನಿಯರೂ ದಟ್ಟ ನೆರಳುಗಳಲ್ಲಿ ಪೀಠಗಳ ಮೇಲೆ ಒರಗಿಕೊಂಡಿರುವರು.

هُم وَأَزْوَاجُهُمْ فِي ظِلِّ عَلَى الْأَرَائِكِ
مُتَّكِعُونَ ﴿٥٦﴾

57. ಉಣ್ಣಲು, ಕುಡಿಯಲು ಎಲ್ಲ ತರದ ಸ್ವಾದಿಷ್ಟ ವಸ್ತುಗಳು ಅವರಿಗಲ್ಲಿ ಲಭ್ಯವಾಗಿವೆ. ಅವರು ಕೇಳಿದ್ದೆಲ್ಲವೂ ಅವರಿಗಾಗಿ ಸಿದ್ಧವಿದೆ.

لَهُمْ فِيهَا قَاهَةٌ وَلَهُمْ مَا يَدْعُونَ ﴿٥٧﴾

58. ಸಲಾಮ್(ಶಾಂತಿ)- ಎಂದು ಕರುಣಾನಿಧಿಯಾದ ಪ್ರಭುವಿನ ಕಡೆಯಿಂದ ಅವರಿಗೆ ಹೇಳಲಾಗಿದೆ.

سَلَامٌ تَقْوَىٰ مِن رَّبِّ رَحِيمٍ ﴿٥٨﴾

59. ಮತ್ತು ಅಪರಾಧಿಗಳೇ, ಇಂದು ನೀವು ಬೇರ್ಪಡಿದಿರಿ.

وَامْتَأَزُوا الْيَوْمَ أَيُّهَا الْمُجْرِمُونَ ﴿٥٩﴾

60. ಆದಮನ ಮಕ್ಕಳೇ, ನೀವು ಶೈತಾನನ ದಾಸ್ಯ-ಆರಾಧನೆ ಮಾಡಬೇಡಿರಿ, ಅವನು ನಿಮ್ಮ ಪ್ರತ್ಯಕ್ಷ ಶತ್ರು-

أَلَمْ أَعْهَدْ إِلَيْكُمْ يَا بَنِي آدَمَ أَن لَّا
تَعْبُدُوا الشَّيْطَانَ إِنَّهُ لَكُمْ عَدُوٌّ
مُّبِينٌ ﴿٦٠﴾

5. ಈ ಉತ್ತರವನ್ನು ಕೊಡುವವರು ಸತ್ಯವಿಶ್ವಾಸಿಗಳಾಗಿರಲಿಕ್ಕಾಗಿ ಸಾಧ್ಯವಿದೆ. ಸ್ವಲ್ಪ ಹೊತ್ತಿನ ನಂತರ, ಇದು ಪ್ರವಾದಿಗಳು ಸೂಚಿಸುತ್ತಿದ್ದ ಆ ದಿನವೇ ಆಗಿದೆ ಎಂದು ಸ್ವತಃ ಅವರೂ ತಿಳಿದುಕೊಳ್ಳಲು ಸಾಧ್ಯವಿದೆ. ಅಂತೆಯೇ ಈ ಉತ್ತರವನ್ನು ಕೊಡುವವರು ದೇವಚರಣರಾಗಲೂಬಹುದು ಅಥವಾ ನಿರ್ಣಾಯಕ ದಿನದ ಸಮಸ್ತ ವಾತಾವರಣವೇ ಅವರಿಗೆ ಈ ವಿಷಯವನ್ನು ತಿಳಿಸಬಹುದು.

61. ಮತ್ತು ನನ್ನ ದಾಸ್ಯ- ಆರಾಧನೆಯನ್ನೇ ಮಾಡಿರಿ. ಇದು ನೇರ ಮಾರ್ಗವಾಗಿರುತ್ತದೆ ಎಂದು ನಾನು ನಿಮಗೆ ಆದೇಶಿಸಲಿಲ್ಲವೇ?

وَأَنْ أَعْبُدُ رَبِّي هَذَا صِرَاطٌ مُسْتَقِيمٌ ﴿٦١﴾

62. ಆದರೆ, ಇಷ್ಟಾಗಿಯೂ ಅವನು ನಿಮ್ಮ ಪೈಕಿ ಒಂದು ದೊಡ್ಡ ಸಮೂಹವನ್ನು ಪಥಭ್ರಷ್ಟಗೊಳಿಸಿಬಿಟ್ಟನು. ನೀವು ವಿವೇಕವಂತ ರಾಗಿರಲಿಲ್ಲವೇ?

وَلَقَدْ أَضَلَّ مِنْكُمْ جِبِلًّا كَثِيرًا أَفَلَمْ تَكُونُوا تَعْقِلُونَ ﴿٦٢﴾

63. ನಿಮಗೆ ಎಚ್ಚರಿಕೆ ನೀಡಲಾಗುತ್ತಿದ್ದ ನರಕವು ಇದುವೇ ಆಗಿದೆ.

هَذِهِ جَهَنَّمُ الَّتِي كُنْتُمْ تُوعَدُونَ ﴿٦٣﴾

64. ನೀವು ಭೂಲೋಕದಲ್ಲಿ ಮಾಡುತ್ತಿದ್ದ ಸತ್ಯನಿಷೇಧದ ಫಲವಾಗಿ ಈಗ ಇದರ ಇಂಧನವಾಗಿರಿ.

إِصْلَوْهَا الْيَوْمَ بِمَا كُنْتُمْ تَكْفُرُونَ ﴿٦٤﴾

65. ಇಂದು ನಾವು ಇವರ ಬಾಯಿಗಳಿಗೆ ಮುದ್ರೆಯನ್ನೂತ್ತಿ ಬಿಡುವೆವು. ಇವರು ಭೂಲೋಕದಲ್ಲಿ ಏನು ಸಂಪಾದಿಸುತ್ತಿದ್ದರೆಂದು ಇವರ ಕೈಗಳು ನಮ್ಮೊಡನೆ ಮಾತಾಡುವುವು ಮತ್ತು ಇವರ ಕಾಲುಗಳು ಸಾಕ್ಷ್ಯ ಹೇಳುವುವು.

الْيَوْمَ نَخْتِمُ عَلَىٰ أَفْوَاهِهِمْ وَتُكَلِّمُنَا أَيْدِيهِمْ وَتَشْهَدُ أَرْجُلُهُمْ بِمَا كَانُوا يَكْسِبُونَ ﴿٦٥﴾

66. ನಾವಿಚ್ಛಿಸಿದರೆ, ಇವರ ಕಣ್ಣುಗಳನ್ನು ಮುಚ್ಚಿ ಬಿಡಬಲ್ಲೆವು, ಅನಂತರ ಇವರು ದಾರಿಯೆಡೆಗೆ ಧಾವಿಸಿ ನೋಡಲಿ. ಇವರಿಗೆ ದಾರಿ ತೋರುವುದೆಲ್ಲಿಂದ?

وَلَوْ نَشَاءُ لَطَمَسْنَا عَلَىٰ أَعْيُنِهِمْ فَاسْتَبَقُوا الصِّرَاطَ فَأَنَّى يُبْصِرُونَ ﴿٦٦﴾

67. ನಾವಿಚ್ಛಿಸಿದರೆ, ಇವರನ್ನು ಮುಂದೆ ನಡೆಯದಂತೆಯೂ ಹಿಂದಕ್ಕೆ ಮರಳದಂತೆಯೂ ಇವರ ಸ್ನಾನದಲ್ಲೇ ವಿಕೃತಗೊಳಿಸಿ ಬಿಡುವೆವು.

وَلَوْ نَشَاءُ لَمَسَخْنَاهُمْ عَلَىٰ مَكَانَتِهِمْ فَمَا اسْتَطَاعُوا مُضِيًّا وَلَا يَرْجِعُونَ ﴿٦٧﴾

68. ನಾವು ಯಾರಿಗೆ ದೀರ್ಘಾಯುಷ್ಯ ನೀಡುತ್ತೇವೋ ಅವನ ಸ್ವರೂಪವನ್ನು ಪಲ್ಲಟಿಸಿಯೇ ಬಿಡುವೆವು. (ಈ ಅವಸ್ಥೆಯನ್ನು ಕಂಡೂ) ಇವರಿಗೆ ಬುದ್ಧಿ ಬರುವುದಿಲ್ಲವೇ?

وَمَنْ نُعَمِّرْكُم مَّا نَتَّكِسُهُ فِي الْخَلْقِ أَفَلَا يَعْقِلُونَ ﴿٦٨﴾

69. ನಾವು ಇವರಿಗೆ (ಈ ಪ್ರವಾದಿಗೆ) ಕಾವ್ಯವನ್ನು ಕಲಿಸಿ ಕೊಡಲಿಲ್ಲ. ಕಾವ್ಯವು ಇವರಿಗೆ ಭೂಷಣವೂ ಅಲ್ಲ. ಇದೊಂದು ಉಪದೇಶ ಮತ್ತು ಸ್ಪಷ್ಟವಾಗಿ ಓದಲ್ಪಡುವ ಗ್ರಂಥವಾಗಿದೆ.

وَمَا عَلَّمْنَاهُ الشِّعْرَ وَمَا يَنْبَغِي لَهُ إِنْ هُوَ إِلَّا ذِكْرٌ وَقُرْآنٌ مُّبِينٌ ﴿٦٩﴾

70. ಇದು ಜೀವವುಳ್ಳ ಪ್ರತಿಯೊಬ್ಬನಿಗೆ ಎಚ್ಚರಿಕೆ ನೀಡಲಿಕ್ಕಾಗಿ ಮತ್ತು ನಿರಾಕರಿಸುವವರ ವಿರುದ್ಧ ಸತ್ಯದ ಸಮರ್ಥನೆಗಾಗಿರುತ್ತದೆ.

لِيُنذِرَ مَنْ كَانَ حَيًّا وَيَحِقَّ الْقَوْلُ عَلَى الْكَافِرِينَ ﴿٧٠﴾

71. ನಾವು ನಮ್ಮ ಕೈಗಳಿಂದಲೇ ಮಾಡಿರುವ ವಸ್ತುಗಳ ಪೈಕಿ

أَوْ لَمْ يَرَوْا أَنَّا خَلَقْنَا لَهُمْ مِمَّا عَمِلَتْ

ಮಾಡಿದವನು ಅವನೇ. ನೀವು ಅದರಿಂದ ನಿಮ್ಮ ಒಲೆಗಳನ್ನು ಉರಿಸುತ್ತೀರಿ.

81. ಭೂಮಿ-ಆಕಾಶಗಳನ್ನು ಸೃಷ್ಟಿಸಿದವನು ಇವರಂತಹವರನ್ನು ಸೃಷ್ಟಿಸಲು ಅಶಕ್ತನೇ? ಯಾಕಿಲ್ಲ? ಅವನಂತೂ ಮಹಾ ನಿಪುಣ ಸೃಷ್ಟಿಕರ್ತನಾಗಿದ್ದಾನೆ.

82. ಅವನು ಯಾವುದಾದರೊಂದು ವಿಷಯದ ಸಂಕಲ್ಪ ಮಾಡಿದಾಗ ಅದಕ್ಕೆ 'ಆಗಿ ಬಿಡು' ಎಂಬ ಅಪ್ಪಣೆ ಕೊಡುವುದೇ ತಡ, ಅದು ಆಗಿ ಬಿಡುತ್ತದೆ.

83. ಸಕಲ ವಸ್ತುಗಳ ಮೇಲೆ ಸಂಪೂರ್ಣ ಅಧಿಕಾರವಿರುವವನು ಪರಮ ಪಾವನನು ಮತ್ತು ನೀವು ಅವನ ಕಡೆಗೇ ಮರಳಿಸಲ್ಪಡಲಿರುವಿರಿ.

نَارًا فَإِذَا أَنْتُمْ مِنْهُ تُوقَدُونَ ﴿١٠﴾

أَوَلَيْسَ الَّذِي خَلَقَ السَّمَوَاتِ وَالْأَرْضَ
بِقَدِيرٍ عَلَىٰ أَنْ يَخْلُقَ مِثْلَهُمْ ۗ بَلَىٰ
وَهُوَ الْخَلَّاقُ الْعَلِيمُ ﴿١١﴾

إِنَّمَا أَمْرُهُ إِذَا أَرَادَ شَيْئًا أَنْ يَقُولَ
لَهُ كُنْ فَيَكُونُ ﴿١٢﴾

فَسُبْحَانَ الَّذِي بِيَدِهِ مَلَكُوتُ كُلِّ
شَيْءٍ ۗ وَإِلَيْهِ تُرْجَعُونَ ﴿١٣﴾

﴿١٠﴾

﴿١٣﴾



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಕ್ರಮಬದ್ಧವಾಗಿ ಸಾಲು ಕಟ್ಟುವವರಾಣೆ,
2. ಗದರಿಸುವವರಾಣೆ-
3. ಮತ್ತು ಉಪದೇಶ ವಾಣಿಯನ್ನು ಕೇಳಿಸುವವರಾಣೆ,¹
4. ನಿಮ್ಮ ನೈಜ ಆರಾಧ್ಯನು ಏಕೈಕನಾಗಿರುವನು.
5. ಅವನು ಭೂಮಿ - ಆಕಾಶಗಳ ಹಾಗೂ ಅವುಗಳಲ್ಲಿರುವ ಸಕಲ ವಸ್ತುಗಳ ಮಾಲಕನು ಮತ್ತು ಸಕಲ ಪೂರ್ವಗಳ ಒಡೆಯನು.²
6. ನಾವು ಜಗದಾಕಾಶವನ್ನು³ ನಕ್ಷತ್ರಗಳ ಚೆಲುವಿನಿಂದ ಅಲಂಕೃತ ಗೊಳಿಸಿರುವೆವು-
7. ಮತ್ತು ಅದನ್ನು ಪ್ರತಿಯೊಬ್ಬ ಉದ್ಧಟ ಶೈತಾನನಿಂದ ರಕ್ಷಿಸಿಟ್ಟಿರುವೆವು.

وَالصَّامِتِ صَمَاتًا ۝

قَالَ رَجَرَّتِ رَجْرًا ۝

قَالَ تَلَيْتِ ذِكْرًا ۝

إِنَّ إِلَهَكُمْ لَوَاحِدٌ ۝

رَبِّ السَّمَوَاتِ وَالْأَرْضِ وَمَا
بَيْنَهُمَا وَرَبِّ الْمَشَارِقِ ۝

إِنَّا زَيَّنَّا السَّمَاءَ الدُّنْيَا بِزِينَةٍ
الْكَوَكِبِ ۝

وَحِفْظًا مِّنْ كُلِّ شَيْطَانٍ مَّارِدٍ ۝

1. ಈ ಮೂರೂ ಗುಂಪುಗಳೆಂದರೆ ದೇವಚರರ ಗುಂಪುಗಳು ಎಂದು ವ್ಯಾಖ್ಯಾನಕಾರರಲ್ಲಿ ಹೆಚ್ಚಿನವರಿಗೆ ಒಮ್ಮತಾಭಿಪ್ರಾಯವಿದೆ. ಅವರು ಅಲ್ಲಾಹನ ಆಜ್ಞಾಪಾಲನೆಗೆ ಸದಾ ಸಿದ್ಧರಿರುತ್ತಾರೆ. ಅವನ ಆಜ್ಞೋಲ್ಲಂಘನೆ ಮಾಡುವವರನ್ನು ಗದರಿಸುತ್ತಾರೆ ಹಾಗೂ ವಿವಿಧ ರೀತಿಯಲ್ಲಿ ಅಲ್ಲಾಹನ ನೆನಪು ಮೂಡಿಸುತ್ತಾರೆ ಮತ್ತು ಉಪದೇಶದ ಮಾತುಗಳನ್ನಾಡುತ್ತಾರೆ.
2. ಸೂರ್ಯ ಸದಾ ಒಂದೇ ದಿಗಂತದಿಂದ ಮೂಡುವುದಿಲ್ಲ. ಪ್ರತಿದಿನ ಅದು ವಿಭಿನ್ನ ಕೋನದಿಂದ ಉದಯಿಸುತ್ತದೆ. ಹಾಗೆಯೇ ಸಮಸ್ತ ಭೂಮಿಗೆ ಅದು ಒಮ್ಮೆಲೇ ಉದಯಿಸುವುದಿಲ್ಲ. ಬದಲಾಗಿ ಭೂಮಿಯ ವಿವಿಧ ಭಾಗಗಳಲ್ಲಿ ಅದು ವಿಭಿನ್ನ ವೇಳೆಗಳಲ್ಲಿ ಉದಯಿಸುತ್ತದೆ. ಆದ್ದರಿಂದಲೇ ಇಲ್ಲಿ 'ಪೂರ್ವ'ದ ಬದಲು ಪೂರ್ವಗಳು ಎಂಬ ಪದ ಬಳಸಲಾಗಿದೆ. ಅದರ ಜತೆಗೆ 'ಪಶ್ಚಿಮಗಳು' ಎನ್ನಲಾಗಿಲ್ಲ. ಏಕೆಂದರೆ 'ಪೂರ್ವಗಳು' ಎಂಬ ಪದವೇ 'ಪಶ್ಚಿಮಗಳು' ಎಂಬುದಕ್ಕೂ ಆಧಾರ ಒದಗಿಸುತ್ತದೆ.
3. ಜಗದಾಕಾಶವೆಂದರೆ ಸೂಕ್ಷ್ಮದರ್ಶಕದ ಸಹಾಯವಿಲ್ಲದೆ ಬರಿಗಣ್ಣಿನಿಂದ ನೋಡಲು ಸಾಧ್ಯವಿರುವ ಹತ್ತಿರದ ಆಕಾಶ.

8-9. ಈ ಶೈತಾನರು "ಮಲೀಕ್ ಅಲ್-ಅಲಿ" (ದೇವಚರ) ಮಾತನ್ನು ಆಲಿಸಲಾರರು, ಎಲ್ಲ ದಿಕ್ಕುಗಳಿಂದಲೂ ಹೊಡೆದು ಅಟ್ಟಿಲ್ಪಡುತ್ತಾರೆ ಮತ್ತು ಅವರಿಗಾಗಿ ನಿರಂತರ ಯಾತನೆ ಇದೆ.

لَا يَسْمَعُونَ إِلَى الْمَلَاِ الْاَعْلَى وَيُقَدَّرُونَ
مِنْ كُلِّ جَانِبٍ ①
دُحُورًا وَكَلِمًا عَدَابًا وَاصْبًا ②

10. ಆದರೂ ಅವರ ಪೈಕಿ ಯಾರಾದರೂ ಕದ್ದಾಲಿಸಿದರೆ ಒಂದು ತೀಕ್ಷ್ಣ ಜ್ವಾಲೆಯು ಅವರನ್ನು ಬೆನ್ನಟ್ಟುತ್ತದೆ.

إِلَّا مَنْ خَطِيفَ الْخَطْفَةِ فَآتَبَعَهُ
شَهَابٌ ثَاقِبٌ ③

11. ಇನ್ನು, ಇವರ ಸೃಷ್ಟಿಯು ಹೆಚ್ಚು ಪ್ರಯಾಸಕರವೋ ಅಥವಾ ನಾವು ಸೃಷ್ಟಿಸಿಟ್ಟಿರುವ ಆ ವಸ್ತುಗಳ ಸೃಷ್ಟಿಯೋ? ಎಂದು ಇವರೊಡನೆ ಕೇಳಿರಿ. ಇವರನ್ನಂತು ನಾವು ಅಂಟಾದ ಗಾರೆಯಿಂದ ಸೃಷ್ಟಿಸಿರುತ್ತೇವೆ.

فَأَسْتَفْتِيهِمْ أَهْمُ أَشَدُّ خَلْقًا أَمْ مَنْ
خَلَقْنَا إِنَّا خَلَقْنَاهُمْ مِنْ طِينٍ لَازِبٍ ④

12. ನೀವು (ಅಲ್ಲಾಹನ ಮಹಿಮಾ ಕಾರ್ಯಗಳ ಕುರಿತು) ಅಚ್ಚರಿ ಪಡುತ್ತೀರಿ ಮತ್ತು ಇವರು ಅದನ್ನು ಅಪಹಾಸ್ಯ ಮಾಡುತ್ತಾರೆ.

بَلْ عَجِبْتَ وَيَسْخَرُونَ ⑤

13. ತಿಳಿಯ ಹೇಳಿದರೆ ಗ್ರಹಿಸುವುದಿಲ್ಲ.

وَإِذَا دُكِّرُوا لَا يَذْكُرُونَ ⑥

14. ನಿರ್ದೋಷವನ್ನೇನಾದರೂ ಕಂಡಾಗ ಅಪಹಾಸ್ಯ ಮಾಡಿ ಬಿಡುತ್ತಾರೆ-

وَإِذَا سَأُوا آيَةً يَسْتَسْخَرُونَ ⑦

15. ಮತ್ತು ಹೀಗೆನ್ನುತ್ತಾರೆ- "ಇದು ಸೃಷ್ಟವಾದ ಜಾಡು.

وَقَالُوا إِن هَذَا إِلَّا سِحْرٌ مُّبِينٌ ⑧

16. ನಾವು ಸತ್ತು ಮಣ್ಣಾಗಿ ಅಸ್ಥಿಪಂಜರವಾಗಿ ಬಿಟ್ಟು ಬಳಿಕ ಪುನಃ ಜೀವಂತಗೊಳಿಸಿ ಎಬ್ಬಿಸಲ್ಪಡಲಿದ್ದೇವೆಯೇ?

إِذَا مِتْنَا وَكُنَّا تُرَابًا وَعِظَامًا
ءَأِنَّا لَمَبْعُوثُونَ ⑨

17. ಗತಕಾಲದ ನಮ್ಮ ಪೂರ್ವಜರೂ ಎಬ್ಬಿಸಲ್ಪಡುವರೇ?"

أَوْ آبَاؤُنَا الْأَوَّلُونَ ⑩

18. "ಹೌದು! ನೀವು (ಅಲ್ಲಾಹನೆದುರು) ಅಸಹಾಯಕರಾಗಿರುತ್ತೀರಿ" ಎಂದು ಇವರೊಡನೆ ಹೇಳಿರಿ.

قُلْ نَعَمْ وَأَنْتُمْ دَاخِرُونَ ⑪

19. ಅದು ಕೇವಲ ಒಂದು ಘರ್ಜನೆಯಾಗಿರುವುದು ಮತ್ತು ಹಠಾತ್ತನೆ ಇವರು (ಇವರಿಗೇಗ ತಿಳಿಸಲಾಗುತ್ತಿರುವ ಎಲ್ಲವನ್ನೂ) ಕಣ್ಣಾರೆ ಕಾಣುತ್ತಿರುವರು.

فَأَنصَبْهُمُ زَجْرًا وَاحِدَةً فَإِذَا هُمْ
يَنْظُرُونَ ⑫

20. ಆಗ ಇವರು, "ಅಯ್ಯೋ ನಮ್ಮ ದೌರ್ಭಾಗ್ಯವೇ! ಇದು ಪ್ರತಿಫಲದ ದಿನವೇ ಆಗಿದೆ" ಎನ್ನುವರು.

وَقَالُوا يُؤَيِّنُنَا هَذَا يَوْمَ الدِّينِ ⑬

4. ಅರ್ಥಾತ್- ಆಗಸಲೋಕದ ಸೃಷ್ಟಿಗಳು ಅಂದರೆ ದೇವಚರರು.

21. ಇದು ನೀವು ಸುಳ್ಳಾಗಿಸುತ್ತಿದ್ದ ಆ ನಿರ್ಣಾಯಕ ದಿನವೇ ಆಗಿದೆ.⁵

هَذَا يَوْمُ الْفَصْلِ الَّذِي كُنْتُمْ
بِهِ تُكَذِّبُونَ ﴿٥﴾

22-23. (ಆಗ ಹೀಗೆ ಅಪ್ಪಣೆಯಾಗುವುದು) "ಎಲ್ಲಾ ಅಕ್ರಮಿಗಳನ್ನೂ ಅವರ ಜೊತೆಗಾರರನ್ನೂ ಅವರು ಅಲ್ಲಾಹನನ್ನು ಬಿಟ್ಟು ಆರಾಧಿಸುತ್ತಿದ್ದ ಆರಾಧ್ಯರನ್ನೂ ಸುತ್ತುವುದು ತನ್ನಿರಿ.⁶ ಅನಂತರ ಅವರೆಲ್ಲರಿಗೂ ನರಕದ ದಾರಿಯನ್ನು ತೋರಿಸಿರಿ.

أَحْشَرُوا الَّذِينَ ظَلَمُوا وَأَنزَلْنَا
وَمَا كَانُوا يَعْبُدُونَ ﴿٦﴾
مِن دُونِ اللَّهِ قَاهِدُهُمْ إِلَى

24. ಇವರನ್ನು ಸ್ವಲ್ಪ ತಡೆಯಿರಿ, ಇವರನ್ನು ಪ್ರಶ್ನಿಸಲಿಕ್ಕಿದೆ.

صِرَاطِ الْجَحِيمِ ﴿٧﴾
وَقَفُّوهُمْ إِنَّهُمْ مَسْئُورُونَ ﴿٨﴾

25. ನಿಮಗೇನಾಗಿದೆ? ಈಗ ಪರಸ್ಪರ ಸಹಾಯ ಮಾಡುವುದಿಲ್ಲವೇಕೆ?

مَا لَكُمْ لَا تَنصَرُونَ ﴿٩﴾

26. ಇದೇನು, ಇವರಿಂದು ಸ್ವತಃ ಶರಣಾಗುತ್ತಿದ್ದಾರಲ್ಲ!"

بَلْ هُمُ الْيَوْمَ مُسْتَسْلِمُونَ ﴿١٠﴾

27. ಆ ಬಳಿಕ ಇವರು ಪರಸ್ಪರ ಕಡೆ ತಿರುಗಿಕೊಂಡು ಪ್ರಶ್ನಿಸ ತೊಡಗುವರು.

وَأَقْبَلَ بَعْضُهُمْ عَلَى بَعْضٍ يَتَسَاءَلُونَ ﴿١١﴾

28. (ಅನುಯಾಯಿಗಳು ತಮ್ಮ ನಾಯಕರೊಡನೆ) "ನೀವು ನಮ್ಮ ಬಳಿಗೆ ಬಲಬದಿಯಿಂದ ಬರುತ್ತಿದ್ದಿರಿ" ಎನ್ನುವರು.⁷

قَالُوا إِنَّا كُنْتُمْ تَأْتُونَنَا عَنِ الْيَمِينِ ﴿١٢﴾

29. ಆಗ ಅವರು ಹೇಳುವರು, "ಅಲ್ಲ, ನಿಜವಾಗಿ ಸ್ವತಃ ನೀವೇ ಸತ್ಯವಿಶ್ವಾಸ ಸ್ವೀಕರಿಸುವವರಾಗಿರಲಿಲ್ಲ.

قَالُوا بَلْ لَمْ تَكُونُوا مُؤْمِنِينَ ﴿١٣﴾

30. ನಿಮ್ಮ ಮೇಲೆ ನಮ್ಮ ಪ್ರಭುತ್ವವೇನೂ ಇರಲಿಲ್ಲ. ಸ್ವತಃ ನೀವೇ ವಿದ್ರೋಹಿಗಳಾಗಿದ್ದಿರಿ.

وَمَا كَانَ لَنَا عَلَيْكُمْ مِنْ سُلْطٰنٍ
بَلْ كُنْتُمْ قَوْمًا طٰغِينَ ﴿١٤﴾

5. ಈ ಮಾತನ್ನು ಅವರೊಡನೆ ಸತ್ಯವಿಶ್ವಾಸಿಗಳು ಹೇಳಲಿಕ್ಕೂ ಸಾಧ್ಯವಿದೆ. ಇದು ದೇವಚರರ ಮಾತಾಗಲಿಕ್ಕೂ ಸಾಧ್ಯವಿದೆ. ಹಶ್ರನ ಮೈದಾನದ ವಾತಾವರಣವೇ ಹೀಗೆ ಸಾರುತ್ತಿರಲೂಬಹುದು. ಹಾಗೆಯೇ ಇದು ಸ್ವತಃ ಅವರೇ ವ್ಯಕ್ತಪಡಿಸುವ ಮತ್ತೊಂದು ಪ್ರತಿಕ್ರಿಯೆ ಆಗಿರಲೂಬಹುದು. ಅರ್ಥಾತ್, ಅವರು ತಮ್ಮ ಮನಸ್ಸನ್ನೇ ಸಂಬೋಧಿಸಿ ಹೀಗೆ ಹೇಳುವರು, "ಲೌಕಿಕ ಜೀವನದಾದ್ಯಂತ ನಿರ್ಣಾಯಕ ದಿನವೊಂದು ಬರಲಿಕ್ಕಿಲ್ಲವೆಂದು ನೀವು ಭಾವಿಸಿದ್ದಿರಿ. ಆದರೆ ಈಗ ನಿಮಗೆ ಆಪತ್ಕಾಲ ಬಂದಿದೆ. ಯಾವ ದಿನವನ್ನು ನೀವು ಸುಳ್ಳಾಗಿಸುತ್ತಿದ್ದೀರೋ ಇದೋ ಆ ದಿನವೇ ಬಂದು ಬಿಟ್ಟಿದೆ."

6. ಇಲ್ಲಿ ಆರಾಧ್ಯರು ಎಂದರೆ ದೇವಚರರು, ಮಹಾಪುರುಷರು ಮತ್ತು ಪ್ರವಾದಿಗಳೇ ಮುಂತಾದವರಲ್ಲ. ಬದಲಾಗಿ ಎರಡು ವಿಧದ ಆರಾಧ್ಯರುಗಳಾಗಿದ್ದಾರೆ. ಮೊದಲನೆಯದಾಗಿ ಜನರು ಅಲ್ಲಾಹನನ್ನು ಬಿಟ್ಟು ತಮ್ಮನ್ನು ಆರಾಧಿಸಬೇಕೆಂದು ಬಯಸಿ ಅದಕ್ಕಾಗಿ ಪ್ರಯತ್ನಿಸುತ್ತಿದ್ದ ಜನರು ಮತ್ತು ಪಿಶಾಚಿಗಳು. ಎರಡನೆಯದಾಗಿ ಲೋಕದಲ್ಲಿ ಪೂಜಿಸಲಾಗುತ್ತಿದ್ದ ಮೂರ್ತಿ ಮುಂತಾದವುಗಳು.

7. ಮೂಲದಲ್ಲಿ 'ಯಮೀನ್' ಎಂಬ ಪದ ಪ್ರಯೋಗವಾಗಿದೆ. ಅಲಂಕಾರಿಕವಾಗಿ ಇದಕ್ಕೆ ಶಕ್ತಿ ಅಥವಾ ಬಲ ಎಂಬ ಅರ್ಥ ಕೊಡುವುದಾದರೆ ಇದರ ಅರ್ಥ, "ನೀವು ನಿಮ್ಮ ಶಕ್ತಿಯಿಂದ ನಮ್ಮನ್ನು ಪಥಭ್ರಷ್ಟತೆಯೆಡೆಗೆ ಎಳೆದಿರಿ" ಎಂದಾಗುತ್ತದೆ. ಅದಕ್ಕೆ ಒಳಿತು ಅಥವಾ ಹಿತಾಕಾಂಕ್ಷೆ ಎಂಬ ಅರ್ಥ ಕಲ್ಪಿಸುವುದಾದರೆ ಅದರ ಅರ್ಥ ನೀವು ಹಿತಾಕಾಂಕ್ಷಿಯಾಗಿ ನಮಗೆ ಮೋಸ ಮಾಡಿದಿರಿ. ಅದಕ್ಕೆ ಆಣೆ ಎಂಬ ಅರ್ಥ ಕೊಡುವುದಾದರೆ ಅದರ ಅರ್ಥ ನೀವು ನಿರಂತರ ಆಣೆ ಹಾಕುವ ಮೂಲಕ ನೀವು ಸಮರ್ಪಿಸುತ್ತಿರುವುದೇ ಸತ್ಯವೆಂಬ ಸಂತ್ಯಪ್ತಿಯನ್ನು ನಮ್ಮಲ್ಲಿ ಮೂಡಿಸಿದಿರಿ ಎಂದಾಗುತ್ತದೆ.

31. ಕೊನೆಗೆ ನಾವು ಯಾತನೆಯ ಸವಿಯನ್ನು ಉಣ್ಣಲಿದ್ದೇವೆಂಬ ನಿಮ್ಮ ಪ್ರಭುವಿನ ಮಾತಿಗೆ ಅರ್ಹರಾಗಿ ಬಿಟ್ಟೆವು.

فَحَقَّقْنَا عَلَى قَوْلِ رَبِّنَا أَتَيْنَا
لَدَىٰ رَبِّنَا ۝

32. ಹೀಗೆ ನಾವು ನಿಮ್ಮನ್ನು ದಾರಿಗೆಡಿಸಿದೆವು, ನಾವು ಸ್ವತಃ ದಾರಿ ಗೆಟ್ಟಿದ್ದೆವು."

فَأَعْوَيْنَاكُمْ إِنَّا كُنَّا غُورِينَ ۝

33. ಹೀಗೆ, ಅಂದು ಅವರೆಲ್ಲರೂ ಯಾತನೆಯಲ್ಲಿ ಸಮಭಾಗಿ ಗಳಾಗಿರುವರು.

فَأَنَّهُمْ يَوْمَئِذٍ فِي الْعَذَابِ مُشْتَرِكُونَ ۝

34. ನಾವು ಅಪರಾಧಿಗಳೊಂದಿಗೆ ಹೀಗೆಯೇ ವರ್ತಿಸುತ್ತೇವೆ.

إِنَّا كَذَلِكَ نَفْعَلُ بِالْمُجْرِمِينَ ۝

35. ಇವರೊಡನೆ, "ಅಲ್ಲಾಹನ ಹೊರತು ಇನ್ನಾವ ನೈಜ ಆರಾಧ್ಯನೂ ಇಲ್ಲ" ಎಂದು ಹೇಳಿದಾಗ ಇವರು ದರ್ಪ ತೋರುತ್ತಿದ್ದರು.

إِنَّهُمْ كَانُوا إِذَا قِيلَ لَهُمْ لَا إِلَهَ إِلَّا
اللَّهُ يَسْتَكْبِرُونَ ۝

36. ಮತ್ತು "ನಾವು ಒಬ್ಬ ಮತಿಭ್ರಾಂತ ಕವಿಗಾಗಿ ನಮ್ಮ ಆರಾಧ್ಯರನ್ನು ಬಿಟ್ಟು ಬಿಡಬೇಕೇ?" ಎನ್ನುತ್ತಿದ್ದರು.

وَيَقُولُونَ آيَاتِنَا كِتَابَاتُ الْهَيْتِنَا
لِشَاعِرٍ مَّجْنُونٍ ۝

37. ವಾಸ್ತವದಲ್ಲಿ ಆ ವ್ಯಕ್ತಿ ಸತ್ಯವನ್ನು ತಂದಿದ್ದನು ಮತ್ತು (ಗತ) ಸಂದೇಶವಾಹಕರನ್ನು ದೃಢೀಕರಿಸಿದ್ದನು.

بَلْ جَاءَ بِالْحَقِّ وَصَدَّقَ الْمُرْسَلِينَ ۝

38. (ಆಗ ಅವರೊಡನೆ ಹೇಳಲಾಗುವುದು) ನೀವು ಖಂಡಿತವಾಗಿಯೂ ವೇದನಾತ್ಮಕ ಶಿಕ್ಷೆಯ ರುಚಿ ಸವಿಯಲಿರುವಿರಿ.

إِنَّكُمْ لَنَآيِقُوا الْعَذَابَ الْأَلِيمَ ۝

39. ಮತ್ತು ನೀವು ಮಾಡುತ್ತಿದ್ದ ಕರ್ಮಗಳ ಪ್ರತಿಫಲವನ್ನೇ ನಿಮಗೆ ಕೊಡಲಾಗುತ್ತಿದೆ.

وَمَا تَجْرُونَ إِلَّا مَا كُنتُمْ تَعْمَلُونَ ۝

40. ಆದರೆ ಅಲ್ಲಾಹನ ಆಯ್ದ ದಾಸರು (ಈ ದುಷ್ಟರಿಣಾಮದಿಂದ) ಸುರಕ್ಷಿತರಾಗಿರುವರು.

إِلَّا عِبَادَ اللَّهِ الْمُخْلَصِينَ ۝

41. ಅವರಿಗಾಗಿ ಚಿರಪರಿಚಿತ ಆಹಾರ,

أُولَٰئِكَ لَهُمْ رِزْقٌ مَّعْلُومٌ ۝

42-43. ಎಲ್ಲ ವಿಧದ ರುಚಿಕರ ವಸ್ತುಗಳು ಮತ್ತು ಅನುಗ್ರಹಭರಿತ ಸ್ವರ್ಗೋದ್ಯಾನಗಳಿದ್ದು ಅವುಗಳಲ್ಲಿ ಅವರು ಗೌರವದೊಂದಿಗೆ ಇರಿಸಲ್ಪಡುವರು.

فَوَإِنَّهُمْ لَمُكْرَمُونَ ۝
فِي جَنَّاتِ النَّعِيمِ ۝

44. ಪೀಠಗಳಲ್ಲಿ ಎದುರು ಬದುರಾಗಿ ಕುಳಿತು ಕೊಳ್ಳುವರು.

عَلَىٰ سُرُرٍ مُّتَقَابِلِينَ ۝

45. ಮದಿರೆಯ ಚಿಲುಮೆಗಳಿಂದ ಪಾನಪಾತ್ರೆ ತುಂಬಿ ಅವರ ಸುತ್ತಲೂ ತರಲಾಗುವುದು.

يُطَافُ عَلَيْهِمْ بِكُؤُوسٍ مِّنْ مَّعِينٍ ﴿٤٥﴾

46. ಹೊಳೆಯುವ ಮದಿರೆಯು ಕುಡಿಯುವವರಿಗೆ ಅತ್ಯಂತ ರುಚಿಕರ ವಾಗಿರುವುದು.

بِيضَاءَ لَذَّةٍ لِلشَّرِيبِينَ ﴿٤٦﴾

47. ಅದರಿಂದ ಅವರ ದೇಹಕ್ಕೆ ಹಾನಿಯಾಗದು ಮತ್ತು ಅದರಿಂದ ಅವರ ಬುದ್ಧಿಯೂ ಪ್ರಭಾವಿತವಾಗದು.

لَا فِيهَا عَمَلٌ وَلَا هُمْ عَنْهَا يُنْزَفُونَ ﴿٤٧﴾

48. ಅವರ ಬಳಿಯಲ್ಲಿ ದೃಷ್ಟಿಯನ್ನು ಕಾಪಾಡಿಕೊಳ್ಳುವ ಸುಂದರ ನಯನಗಳುಳ್ಳ ಸ್ತ್ರೀಯಿರುವರು,

وَعِنْدَهُمْ قُصِرَتُ الطَّرْفِ عِينٌ ﴿٤٨﴾

49. ಮೊಟ್ಟೆಯ ಒಳಪದರದಂತೆ ಕೋಮಲವಾಗಿರುವರು.

كَاتَّهِنَّ بِيضٌ مَّرْكُونٌ ﴿٤٩﴾

50. ಅನಂತರ ಅವರು ಪರಸ್ಪರರಡೆಗೆ ಗಮನಹರಿಸಿ ಸ್ಥಿತಿಗತಿಗಳನ್ನು ವಿಚಾರಿಸುವರು.

فَأَقْبَلَ بَعْضُهُمْ عَلَى بَعْضٍ يَتَسَاءَلُونَ ﴿٥٠﴾

51. ಅವರಲ್ಲೊಬ್ಬನು ಹೀಗೆನ್ನುವನು, "ಭೂಲೋಕದಲ್ಲಿ ನನ್ನ ಸಂಗಾತಿ ಯೊಬ್ಬನಿದ್ದನು-

قَالَ قَائِلٌ مِّنْهُمْ إِنِّي كَانَ لِي قَرِينٌ ﴿٥١﴾

52. ಅವನು ನನ್ನೊಡನೆ ಹೀಗೆ ಕೇಳುತ್ತಿದ್ದನು, ನೀನೂ ಸಮರ್ಥಿಸುವವರ ಪೈಕಿ ಆಗಿರುವೆಯಾ?

يَقُولُ أَتَيْتَكَ لِيَنِ الْمَصَدِّقِينَ ﴿٥٢﴾

53. ನಿಜಕ್ಕೂ ನಾವು ಸತ್ತು ಮಣ್ಣಾಗಿ, ಅಸ್ಥಿಪಂಜರವಾಗಿ ಬಿಟ್ಟು ಬಳಿಕ ನಮಗೆ ಸತ್ಪಲ ದುಷ್ಟಲಗಳನ್ನು ನೀಡಲಾಗುವುದೇ?"

عِذَا مِتْنَا وَكُنَّا تُرَابًا وَعِظَامًا
عَرَانًا أَكَلِيُنُونَ ﴿٥٣﴾

54. ಆ ವ್ಯಕ್ತಿ ಈಗ ಎಲ್ಲಿರುವನೆಂದು ನೀವು ನೋಡಲಿಚ್ಛಿಸುತ್ತೀರಾ? ಎಂದು ಹೇಳಿ.

قَالَ هَلْ أَنْتُمْ مُّظْلَعُونَ ﴿٥٤﴾

55. ಬಗ್ಗಿ ನೋಡಿದಾಗ ನರಕದ ಆಳದಲ್ಲಿ ಅವನನ್ನು ಕಾಣುವನು.

فَاطَّلَعَ فَرَآهُ فِي سَوَاءِ الْجَحِيمِ ﴿٥٥﴾

56. ಅವನನ್ನು ಉದ್ದೇಶಿಸಿ ಹೀಗೆನ್ನುವನು, - "ಅಲ್ಪಾಹನಾಣೆ, ನೀನಂತು ನನ್ನನ್ನು ನಾಶಗೊಳಿಸಿಯೇ ಬಿಡುತ್ತಿದ್ದೆ.

قَالَ تَاللّٰهِ إِنْ كِدَتْ لَتُرْدِينِ ﴿٥٦﴾

57. ನನ್ನ ಪ್ರಭುವಿನ ಅನುಗ್ರಹ ಇಲ್ಲದಿರುತ್ತಿದ್ದರೆ ಇಂದು ನಾನು

وَلَوْ لَا نِعْمَةُ رَبِّي لَكُنْتُ مِنَ

ಕೂಡಾ, ಸೆರೆ ಹಿಡಿಯಲ್ಪಟ್ಟವರಲ್ಲಾಗಿರುತ್ತಿದ್ದೆ.*	الْمُحْضَرِينَ ﴿٥٧﴾
58. ಸರಿ, ನಮಗಿನ್ನು ಸಾಯಲಿಕ್ಕಿಲ್ಲವಲ್ಲವೇ?	أَفَمَا نَحْنُ بِسَيِّئِينَ ﴿٥٨﴾
59. ನಮಗೆ ಬರಬೇಕಾಗಿದ್ದ ಮೃತ್ಯು ಮೊದಲೇ ಬಂದು ಬಿಟ್ಟಿತು. ಇನ್ನು ನಮಗೆ ಯಾತನೆ ಸಿಗಲಾರದು."	إِلَّا مَوْتَنَا الْأُولَىٰ وَمَا نَحْنُ بِمُعَذَّبِينَ ﴿٥٩﴾
60. ನಿಶ್ಚಯವಾಗಿಯೂ ಇದುವೇ ಭವ್ಯ ವಿಜಯವಾಗಿದೆ.	إِنَّ هَذَا لَهُوَ الْقَوْمُ الْعَظِيمُ ﴿٦٠﴾
61. ಕರ್ಮವೆಸಗುವವರು ಇಂತಹದೇ ಯಶಸ್ಸಿಗಾಗಿ ಕರ್ಮವೆಸಗಬೇಕು.	لِيَسْئَلِ هَذَا أَفَلْيَعْمَلَ الْعَمَلُونَ ﴿٦١﴾
62. ಹೇಳಿರಿ, ಈ ಆತಿಥ್ಯ ಉತ್ತಮವೋ 'ಝಕ್ಕೂಮ್' ವೃಕ್ಷ ಉತ್ತಮವೋ?	أَذَلِكَ خَيْرٌ نُزُلًا أَمْ شَجَرَةُ الزَّقُّومِ ﴿٦٢﴾
63. ನಾವು ಆ ವೃಕ್ಷವನ್ನು ಅಕ್ರಮಿಗಳ ಪಾಲಿಗೆ ಪರೀಕ್ಷಾ ಸಾಧನವಾಗಿ ಮಾಡಿರುವೆವು.'	إِنَّا جَعَلْنَاهَا فِتْنَةً لِلظَّالِمِينَ ﴿٦٣﴾
64. ಅದು ನರಕದ ತಳಭಾಗದಿಂದ ಹೊರಡುವ ಒಂದು ವೃಕ್ಷವಾಗಿದೆ-	إِنَّهَا شَجَرَةٌ تَخْرُجُ فِي أَصْلِ الْجَحِيمِ ﴿٦٤﴾
65. ಅದರ ತೆನೆಗಳು ಶೈತಾನರ ತಲೆಗಳೋ ಎಂಬಂತಿವೆ.	طَلْعُهَا كَأَنَّهُ رُءُوسُ الشَّيَاطِينِ ﴿٦٥﴾
66. ನರಕವಾಸಿಗಳು ಅದನ್ನು ತಿನ್ನುವರು ಮತ್ತು ಅದರಿಂದಲೇ ಹೊಟ್ಟೆ ತುಂಬುವರು.	فَأَنَّهُمْ لَأَكَلُونَ مِنْهَا فَمَا كُفُّوا عَنْهَا ابْتُغُونِ ﴿٦٦﴾
67. ಅದರ ಮೇಲೆ ಅವರಿಗೆ ಕುಡಿಯಲು ಕುದಿಯುತ್ತಿರುವ ನೀರು ಸಿಗುವುದು.	ثُمَّ إِنَّ لَهُمْ عَلَيْهَا لَشَوْبًا مِّنْ حَمِيمٍ ﴿٦٧﴾
68. ಆ ಬಳಿಕ ಅವರ ಮರಳುವಿಕೆಯು ಅದೇ ನರಕಾಗ್ನಿಯ ಕಡೆಗಾಗಿರುವುದು.	ثُمَّ إِنَّ مَرْجِعَهُمْ لَإِلَى الْجَحِيمِ ﴿٦٨﴾
69. ಇವರು ತಮ್ಮ ಪೂರ್ವಿಕರನ್ನು ಪಥಭ್ರಷ್ಟರಾಗಿ ಕಂಡರು-	إِنَّهُمْ أَلْفَوْا آبَاءَهُمْ ضَالِّينَ ﴿٦٩﴾
8. ಈ ಸ್ವರ್ಗವಾಸಿಯು ತನ್ನ ನರಕವಾಸಿ ಮಿತ್ರನೊಡನೆ ಮಾತನಾಡುತ್ತಲೇ ಏಕಾಏಕಿಯಾಗಿ ತನ್ನನ್ನುದ್ದೇಶಿಸಿ ಮಾತನಾಡತೊಡಗುತ್ತಾನೆಂದು ವಾಕ್ಯರಸಿಯಿಂದ ಸ್ಪಷ್ಟವಾಗುತ್ತದೆ. ಒಬ್ಬ ವ್ಯಕ್ತಿ ತಾನು ಎಲ್ಲಾ ನಿರೀಕ್ಷೆ ಮತ್ತು ಅಂದಾಜಿಗಿಂತ ಉನ್ನತ ಸ್ಥಾನದಲ್ಲಿರುವುದನ್ನು ಕಂಡಾಗ ಆನಂದಾತ್ಮ್ಯದಿಂದ ಉದ್ಗರಿಸಿ ಬಿಡುವಂತೆಯೇ ಅವನ ಬಾಯಿಯಿಂದ ಈ ಮಾತುಗಳು ಹೊರಟಿವೆ.	
9. ಅರ್ಥಾತ್- ಸತ್ಯನಿಷೇಧಿಗಳು ಈ ಮಾತಿಂದ ಕುರ್ಆನನ್ನು ಅನಿರೀಕ್ಷಿಸಲು ಮತ್ತು ಪ್ರವಾದಿವರ್ಯರನ್ನು(ಸ) ತಮಾಷೆ ಮಾಡಲು ಹೊಸ ಅವಕಾಶವನ್ನು ಗಿಟ್ಟಿಸಿಕೊಳ್ಳುತ್ತಾರೆ. ಅವರು ಗಹಗಹಿಸಿ ನಗುತ್ತಾ, "ಈ ಹೊಸ ಮಾತು ಕೇಳಿ! ನರಕದ ಉರಿಯುತ್ತಿರುವ ಅಗ್ನಿಯಲ್ಲಿ ಮರ ಬೆಳೆಯುವುದಂತೆ" ಎಂದು ಹೇಳುತ್ತಾರೆ.	

70. ಮತ್ತು ಅವರನ್ನೇ ಹಿಂಬಾಲಿಸಿದರು. ﴿فَهُمْ عَلَىٰ أَشْرِهِمْ يُهْرَعُونَ﴾
71. ವಸ್ತುತಃ ಅವರಿಗಿಂತ ಮುಂಚೆ ಅನೇಕರು ಪಥಭ್ರಷ್ಟರಾಗಿದ್ದರು- ﴿وَلَقَدْ صَلَّٰ قَبْلَهُمْ أَكْثَرُ الْأَوَّلِينَ﴾
72. ಮತ್ತು ನಾವು ಅವರ ಮಧ್ಯೆ ಎಚ್ಚರಿಕೆ ನೀಡುವ ಸಂದೇಶ ವಾಹಕರನ್ನು ಕಳುಹಿಸಿದ್ದೆವು. ﴿وَلَقَدْ أَرْسَلْنَا فِيهِمْ مُّتَنذِرِينَ﴾
73. ಎಚ್ಚರಿಕೆ ನೀಡಲ್ಪಟ್ಟಿದ್ದ ಆ ಜನರ ಗತಿಯೇನಾಯಿತು ಎಂಬುದನ್ನು ಈಗ ನೋಡಿಕೊಳ್ಳಿರಿ. ﴿كَأَنْظُرُ كَيْفَ كَانَ عَاقِبَةُ الْمُتَنذِرِينَ﴾
74. ಅಲ್ಲಾಹನು ತನಗಾಗಿ ಕಾದಿರಿಸಿಕೊಂಡ ದಾಸರು ಮಾತ್ರ ಈ ದುರ್ಗತಿಯಿಂದ ಪಾರಾಗಿದ್ದಾರೆ. ﴿إِلَّا عِبَادَ اللَّهِ الْمُخْلَصِينَ﴾
75. (ಇದಕ್ಕಿಂತ ಮುಂಚೆ) ನೂಹರು ನಮ್ಮನ್ನು ಕೂಗಿ ಕರೆದಿದ್ದರು. ನಾವು ಎಷ್ಟು ಉತ್ತಮ 'ಓ'ಗೊಡುವವರಾಗಿದ್ದೇವೆಂದು ನೋಡಿರಿ. ﴿وَلَقَدْ نَادَيْنَا نُوْحًا فَلِنَعْمَ الْمُجِيبُونَ﴾
76. ನಾವು ಅವರನ್ನೂ ಅವರ ಮನೆಯವರನ್ನೂ ಮಹಾ ದುರಂತದಿಂದ ರಕ್ಷಿಸಿದೆವು. ﴿وَنَجَّيْنَاهُ وَأَهْلَهُ مِنَ الْكَرْبِ الْعَظِيمِ﴾
77. ಮತ್ತು ಅವರ ಸಂತತಿಯನ್ನು ಮಾತ್ರ ಉಳಿಸಿದೆವು. ﴿وَجَعَلْنَا ذُرِّيَّتَهُ هُمُ الْبَاقِينَ﴾
78. ಅನಂತರದ ಪೀಳಿಗೆಗಳಲ್ಲಿ ಅವರ ಪ್ರಶಂಸೆಯನ್ನು ಉಳಿಸಿಬಿಟ್ಟೆವು. ﴿وَتَرَكْنَا عَلَيْهِ فِي الْآخِرِينَ﴾
79. ಸಕಲ ಲೋಕವಾಸಿಗಳಲ್ಲಿ ನೂಹರಿಗೆ ಸಲಾಮ್ (ಶುಭಾಶಯ) ಇದೆ. ﴿سَلَامٌ عَلَىٰ نُوحٍ فِي الْعَالَمِينَ﴾
80. ನಾವು ಪುಣ್ಯ ಕಾರ್ಯವೆಸಗುವವರಿಗೆ ಇಂತಹ ಸತ್ಪಲವನ್ನೇ ನೀಡುತ್ತೇವೆ. ﴿إِنَّا كَذَلِكَ نَجْزِي الْمُحْسِنِينَ﴾
81. ವಾಸ್ತವದಲ್ಲಿ ಅವರು ನಮ್ಮ ಸತ್ಯವಿಶ್ವಾಸಿ ದಾಸರಲ್ಲಾಗಿದ್ದರು- ﴿إِنَّكَ مِنْ عِبَادِنَا الْمُؤْمِنِينَ﴾
82. ಮತ್ತು ಇನ್ನೊಂದು ಪಂಗಡವನ್ನು ನಾವು ಮುಳುಗಿಸಿಬಿಟ್ಟೆವು. ﴿شَرًّا أَعْرَفْنَا الْآخِرِينَ﴾
83. ನೂಹರ ಮಾರ್ಗದಲ್ಲೇ ನಡೆಯುವವರು ಇಬ್ಬರಾಹೀಮ ರಾಗಿದ್ದರು. ﴿وَإِنَّ مِنْ شِيعَتِهِ لَإِبْرَاهِيمَ﴾

84. ಅವರು ತಮ್ಮ ಪ್ರಭುವಿನ ಸನ್ನಿಧಿಗೆ ನಿರ್ಮಲ ಮನಸ್ಸಿನೊಂದಿಗೆ ಬಂದಾಗ, ﴿٨٤﴾ اِذْ جَاءَ رَبَّهُ بِقَلْبٍ سَلِيمٍ
85. ಅವರು ತಮ್ಮ ತಂದೆ ಹಾಗೂ ಜನಾಂಗದೊಡನೆ ಕೇಳಿದರು, "ನೀವು ಇದೇಂತಹ ವಸ್ತುಗಳನ್ನು ಪೂಜಿಸುತ್ತಿರುವಿರಿ? ﴿٨٥﴾ اِذْ قَالَ لِأَبِيهِ وَقَوْمِهِ مَاذَا تَعْبُدُونَ
86. ಅಲ್ಲಾಹನನ್ನು ಬಿಟ್ಟು ಮಿಥ್ಯ ಆರಾಧ್ಯರನ್ನು ಬಯಸುತ್ತೀರಾ? ﴿٨٦﴾ أَلَيْسَ الْإِلَهَءُ دُونِ اللَّهِ تُرِيدُونَ
87. ಸರ್ವಲೋಕಗಳ ಪಾಲಕ ಪ್ರಭುವಿನ ಕುರಿತು ನಿಮ್ಮ ಕಲ್ಪನೆಯೇನು?" ﴿٨٧﴾ فَمَا ظَنُّكُمْ بِرَبِّ الْعَالَمِينَ
88. ತರುವಾಯ ಅವರು ನಕ್ಷತ್ರಗಳ ಕಡೆಗೆ ದೃಷ್ಟಿ ಬೀರಿದರು¹⁰- ﴿٨٨﴾ فَظَهَرَ نَظْرَةً فِي التُّجُومِ
89. ಮತ್ತು ನನ್ನ ಆರೋಗ್ಯ ಕೆಟ್ಟಿದೆಯೆಂದರು.¹¹ ﴿٨٩﴾ فَقَالَ إِنِّي سَقِيمٌ
90. ಆ ಪ್ರಕಾರ, ಆ ಜನರು ಅವರನ್ನು ಬಿಟ್ಟು ಹೋದರು. ﴿٩٠﴾ فَتَوَلَّوْا عَنْهُ مُدْبِرِينَ
91. ಅವರ ಅನುಪಸ್ಥಿತಿಯಲ್ಲಿ ಇವರು ಮೆಲ್ಲನೆ ಅವರ ಆರಾಧ್ಯರ ಮಂದಿರದೊಳಗೆ ನುಗ್ಗಿದರು ಮತ್ತು ಹೀಗೆಂದರು, "ನೀವು ತಿನ್ನುವುದಿಲ್ಲವೇಕೆ? ﴿٩١﴾ فَرَاغَ إِلَى إِلَهِهِمْ فَقَالَ آلَا تَأْكُلُونَ
92. ನಿಮಗೇನಾಗಿದೆ? ನೀವು ಮಾತನಾಡುವುದೂ ಇಲ್ಲವಲ್ಲ." ﴿٩٢﴾ مَا لَكُمْ لَا تَنْطِقُونَ
93. ಅನಂತರ ಅವರು ಅವುಗಳ ಮೇಲೆ ಮುಗಿಬಿದ್ದರು ಮತ್ತು ಬಲಗೈಯಿಂದ ಚೆನ್ನಾಗಿ ಹೊಡೆದರು. ﴿٩٣﴾ فَرَاغَ عَلَيْهِمْ ضَرْبًا بِالْيَمِينِ
94. ಅವರು (ಮರಳಿ) ಇವರ ಬಳಿಗೆ ಓಡೋಡಿ ಬಂದರು. ﴿٩٤﴾ فَاقْبَلُوا إِلَيْهِ يَرْتَفُونَ
95. ಆಗ ಇವರು, "ನೀವೇ ಕೆತ್ತಿದ ವಸ್ತುಗಳನ್ನು ನೀವು ಪೂಜಿಸುತ್ತೀರಾ? ﴿٩٥﴾ قَالَ اتَّعَبُودُونَ مَا تَنْحِتُونَ
96. ವಸ್ತುತಃ ನಿಮ್ಮನ್ನೂ ನೀವು ನಿರ್ಮಿಸುವ ಈ ವಸ್ತುಗಳನ್ನೂ ಸೃಷ್ಟಿಸಿದವನು ಅಲ್ಲಾಹನೇ" ಎಂದರು. ﴿٩٦﴾ وَاللَّهُ خَلَقَكُمْ وَمَا تَعْمَلُونَ

10. ಅರಬಿ ಭಾಷೆಯಲ್ಲಿ, "ಅವನು ಆಲೋಚಿಸಿದನು ಅಥವಾ ವಿಚಾರ ಮಾಡಿದನು" ಎನ್ನುವುದಕ್ಕೆ ಈ ಪದಗಳನ್ನು ಅಲಂಕಾರಿಕವಾಗಿ ಪ್ರಯೋಗಿಸಲಾಗುತ್ತದೆ.

11. ಹ. ಇಬ್ನುರಾಹಿಮ್‌ರಿಗೆ(ಅ) ಆಗ ಯಾವುದೇ ರೀತಿಯ ತೊಂದರೆ ಇರಲಿಲ್ಲವೆಂದು ನಮಗೆ ಯಾವುದೇ ಮೂಲದಿಂದ ತಿಳಿದು ಬರುವುದಿಲ್ಲ. ಆದ್ದರಿಂದ ಹ. ಇಬ್ನುರಾಹಿಮ್‌ರು(ಅ) ಸತ್ಯಕ್ಕೆ ದೂರವಾದ ನೆಪ ಹೂಡಿದ್ದರು ಎಂದು ಹೇಳುವಂತಿಲ್ಲ.

97. ಅವರು ಪರಸ್ಪರ ಹೀಗೆಂದರು- "ಇವನಿಗಾಗಿ ಒಂದು ಅಗ್ನಿ ಕುಂಡವನ್ನು ತಯಾರಿಸಿ ಇವನನ್ನು ಧಗಧಗಿಸುವ ಬೆಂಕಿಯ ರಾಶಿಗೆ ಎಸೆದು ಬಿಡಿರಿ."

قَالُوا ابْنُوا لَهُ بُنْيَانًا فَأَلْقُوهُ فِي الْجَحِيمِ ﴿٩٧﴾

98. ಅವರು ಇವರ ವಿರುದ್ಧ ಒಂದು ಕಾರ್ಯಾಚರಣೆ ನಡೆಸಲು ಬಯಸಿ ದ್ದರು. ಆದರೆ, ನಾವು ಅವರನ್ನೇ ಕೀಳಾಗಿಬಿಟ್ಟೆವು.

فَارَادُوا بِهِ كَيْدًا فَجَعَلْنَاهُمُ الْأَسْفَلِينَ ﴿٩٨﴾

99. ಇಬ್‌ರಾಹೀಮರು ಹೇಳಿದರು- "ನಾನು ನನ್ನ ಪ್ರಭುವಿನ ಕಡೆಗೆ ಹೋಗುತ್ತೇನೆ.¹² ಅವನೇ ನನಗೆ ಮಾರ್ಗದರ್ಶನ ಮಾಡುವನು.

وَقَالَ إِنِّي ذَاهِبٌ إِلَىٰ رَبِّي سَيَهْدِينِ ﴿٩٩﴾

100. ಪ್ರಭೂ! ನನಗೆ ಸಜ್ಜನನಾದ (ಸಜ್ಜನರ ಸಾಲಿಗೆ ಸೇರುವ) ಒಬ್ಬ ಮಗನನ್ನು ದಯಪಾಲಿಸು.

رَبِّ هَبْ لِي مِنَ الصَّالِحِينَ ﴿١٠٠﴾

101. (ಈ ಪ್ರಾರ್ಥನೆಗೆ ಉತ್ತರವಾಗಿ) ನಾವು ಅವರಿಗೆ ಒಬ್ಬ ಸಹನಶೀಲ ಪುತ್ರನ ಸುವಾರ್ತೆ ನೀಡಿದೆವು.¹³

فَبَشِّرْنَاهُ بِعِلْمٍ حَلِيمٍ ﴿١٠١﴾

102. ಆ ಬಾಲಕನು ಅವರ ಜೊತೆ ದುಡಿಯುವ ಪ್ರಾಯಕ್ಕೆ ತಲಪಿದಾಗ (ಒಂದು ದಿನ) ಇಬ್‌ರಾಹೀಮರು ಅವನೊಡನೆ, "ಮಗೂ, ನಾನು (ಬಲಿಯರ್ಪಿಸಲಿಕ್ಕಾಗಿ) ನಿನ್ನ ಕೊರಳು ಕೊಯ್ಯುತ್ತಿರುವುದನ್ನು ಕನಸಿನಲ್ಲಿ ಕಂಡೆನು. ಈಗ ನಿನ್ನ ಅಭಿಪ್ರಾಯವೇನೆಂದು ಹೇಳು" ಎಂದರು. ಆಗ ಅವನು, "ಅಪ್ಪಾ, ತಮಗೆ ಆಜ್ಞಾಪಿಸಲಾಗಿರುವುದನ್ನು ಮಾಡಿಬಿಡಿರಿ, ಅಲ್ಲಾಹನಿಚ್ಚಿಸಿದರೆ ತಾವು ನನ್ನನ್ನು ಸಹನೆಯುಳ್ಳವನಾಗಿ ಕಾಣುವಿರಿ" ಎಂದನು.

فَلَمَّا بَلَغَ مَعَهُ السَّعْيَ قَالَ يَبْنَؤِي إِنِّي أَرَىٰ فِي الْمَنَامِ أَنِّي أَذْبَحُكَ فَانظُرْ مَاذَا تَرَىٰ ۖ قَالَ يَا بَتِ أَعْلَىٰ مَا تُؤْمِرُ ۖ سَجِدُ لِمَنۢ لَّنَّ إِذَا إِن شَاءَ اللَّهُ مِنَ الصَّابِرِينَ ﴿١٠٢﴾

103. ಕೊನೆಗೆ ಇಬ್ಬರೂ ವಿಧೇಯತೆಯೊಂದಿಗೆ ಶಿರಬಾಗಿದರು ಮತ್ತು ಇಬ್‌ರಾಹೀಮರು ಮಗನನ್ನು ಅಧೋಮುಖಿಯಾಗಿ ಮಲಗಿಸಿದರು.

فَلَمَّا أَسْلَمَا وَتَلَّهُ لِلْجَبِينِ ﴿١٠٣﴾

104. ಆಗ ನಾವು ಹೀಗೆ ಕೂಗಿ ಹೇಳಿದೆವು, "ಇಬ್‌ರಾಹೀಮ್,

وَنَادَيْنَاهُ أَنِ يَا بَرَهَيْمُ ﴿١٠٤﴾

105. ನೀವು ಸ್ವಪ್ನವನ್ನು ಸತ್ಯಗೊಳಿಸಿ ತೋರಿಸಿದಿರಿ.¹⁴ ನಾವು ಪುಣ್ಯ

قَدْ صَدَّقْتَ الرُّؤْيَا ۗ إِنَّا كَذَلِكِ

12. ಅರ್ಥಾತ್- ತನ್ನ ಪ್ರಭುವಿಗಾಗಿ ಮನೆ ಮತ್ತು ಊರನ್ನು ಬಿಡುತ್ತಿದ್ದೇನೆ.

13. ಅರ್ಥಾತ್- ಹ. ಇಸ್ಮಾಈಲ್(ಅ).

14. ಕನಸಿನಲ್ಲಿ ಅವರಿಗೆ ದಿಬ್‌ಹ್ ಮಾಡುತ್ತಿರುವುದಾಗಿ ತೋರಿಸಲಾಗಿತ್ತು. ದಿಬ್‌ಹ್ ಮಾಡಿಬಿಟ್ಟರೆಂದು ತೋರಿಸಲಾಗಿರಲಿಲ್ಲ. ಆದ್ದರಿಂದ ಹ. ಇಬ್‌ರಾಹೀಮ್(ಅ) ದಿಬ್‌ಹ್ ಮಾಡುವ ಸಕಲ ಸಿದ್ಧತೆಗಳನ್ನೂ ಮಾಡಿದಾಗ ನೀವು ಕನಸನ್ನು ನಿಜಗೊಳಿಸಿದಿರಿ ಎಂದು ಹೇಳಲಾಯಿತು.

ಕಾರ್ಯವೆಸಗುವವರಿಗೆ ಹೀಗೆಯೇ ಸತ್ಪಲ ನೀಡುತ್ತೇವೆ.	نَجْرِي الْمُحْسِنِينَ ﴿٥﴾
106. ನಿಶ್ಚಯವಾಗಿಯೂ ಇದೊಂದು ಪ್ರತ್ಯಕ್ಷ ಪರೀಕ್ಷೆಯಾಗಿತ್ತು."	إِنَّ هَذَا هُوَ الْبَلَاءُ الْمُبِينُ ﴿٦﴾
107. ನಾವು ಒಂದು ದೊಡ್ಡ ಬಲಿದಾನವನ್ನು ಪರಿಹಾರವಾಗಿ ಕೊಟ್ಟು ಆ ಬಾಲಕನನ್ನು ಬಿಡಿಸಿದವು ¹⁵ -	وَقَدَيْنَاهُ بِذُبْحٍ عَظِيمٍ ﴿٧﴾
108. ಮತ್ತು ಅವನ ಪ್ರಶಂಸೆಯನ್ನು ಶಾಶ್ವತವಾಗಿ ಮುಂದಿನ ತಲೆಮಾರುಗಳಲ್ಲಿ ಉಳಿಸಿಬಿಟ್ಟೆವು.	وَتَرَكْنَا عَلَيْهِ فِي الْآخِرِينَ ﴿٨﴾
109. ಇಬ್‌ರಾಹೀಮರ ಮೇಲೆ ಸಲಾಮ್ (ಶುಭಾಶಯ) ಇದೆ.	سَلَامٌ عَلَىٰ إِبْرَاهِيمَ ﴿٩﴾
110. ನಾವು ಪುಣ್ಯ ಕಾರ್ಯವೆಸಗುವವರಿಗೆ ಇಂತಹದೇ ಸತ್ಪಲ ನೀಡುತ್ತೇವೆ.	كَذَلِكَ نَجْرِي الْمُحْسِنِينَ ﴿١٠﴾
111. ನಿಶ್ಚಯವಾಗಿಯೂ ಅವರು ನಮ್ಮ ಸತ್ಯವಿಶ್ವಾಸಿ ದಾಸರ ಲ್ಲಾಗಿದ್ದರು.	إِنَّكَ مِنْ عِبَادِنَا الْمُؤْمِنِينَ ﴿١١﴾
112. ನಾವು ಅವರಿಗೆ ಇಸ್ರಾಹೀಮರ ಸುವಾರ್ತೆ ನೀಡಿದವು, ¹⁶ ಸಜ್ಜನರ ಪೈಕಿ ಒಬ್ಬ ಪ್ರವಾದಿ.	وَبَشَّرْنَاهُ بِإِسْحَاقَ نَبِيًّا مِّنَ الصَّالِحِينَ ﴿١٢﴾
113. ಅವರಿಗೂ ಇಸ್ರಾಹೀಮರಿಗೂ ಸಮೃದ್ಧಿ ದಯಪಾಲಿಸಿದವು. ಈಗ ಅವರಿಬ್ಬರ ಸಂತತಿಯಲ್ಲಿ ಕೆಲವರು ಸದ್ಭಕ್ತರಿದ್ದಾರೆ. ಇನ್ನು ಕೆಲವರು ತಮ್ಮ ಮೇಲೆ ತಾವೇ ವ್ಯಕ್ತ ಅಕ್ರಮವೆಸಗುವವರಿದ್ದಾರೆ."	وَبَرَكْنَا عَلَيْهِ وَعَلَىٰ إِسْحَاقَ وَمِن ذُرِّيَّتِهِمَا مُحْسِنٌ وَظَالِمٌ لِّنَفْسِهِ مُبِينٌ ﴿١٣﴾
114. ನಾವು ಮೂಸಾ ಮತ್ತು ಹಾರೂನರ ಮೇಲೆ ಅನುಗ್ರಹ ತೋರಿದವು.	وَأَقَدْنَا مَنَّا عَلَىٰ مُوسَىٰ وَهَارُونَ ﴿١٤﴾
115. ಅವರನ್ನೂ ಅವರ ಜನಾಂಗವನ್ನೂ ಮಹಾ ಪೀಡನದಿಂದ ಪಾರು ಗೊಳಿಸಿದವು.	وَنَجَّيْنَاهُمَا وَقَوْمَهُمَا مِنَ الْكَرْبِ الْعَظِيمِ ﴿١٥﴾
<p>15. 'ದೊಡ್ಡ ಬಲಿದಾನ'ವೆಂದರೆ ಆ ಸಂದರ್ಭದಲ್ಲಿ ದೇವಚರರು ಹ. ಇಬ್‌ರಾಹೀಮ್‌ರಿಗೆ(ಅ) ಪುತ್ರನ ಬದಲು ದಿಬಹ್ ಮಾಡಲೆಂದು ಸಮರ್ಪಿಸಿದ ಟಗರು. ಅದನ್ನು ಹ. ಇಬ್‌ರಾಹೀಮ್‌ರಂತಹ(ಅ) ನಿಷ್ಠಾವಂತ ದಾಸರಿಗೆ ಇಬ್‌ರಾಹೀಮ್‌ರ(ಅ) ಪುತ್ರರಂತಹ ಸಹನಶೀಲ ಮತ್ತು ಪ್ರಾಣಾರ್ಪಣೆಗೂ ಸಿದ್ಧರಾದ ಪುತ್ರನ ಬದಲಿಗೆ ಪರಿಹಾರದ ರೂಪದಲ್ಲಿ ಕೊಡಲಾಗಿತ್ತು. ಆದ್ದರಿಂದ ಅದನ್ನು 'ದೊಡ್ಡ ಬಲಿದಾನ'ವೆಂದು ವರ್ಣಿಸಲಾಗಿದೆ. ಅದನ್ನು 'ದೊಡ್ಡ ಬಲಿದಾನ'ವೆನ್ನಲು ಇನ್ನೊಂದು ಕಾರಣವೇನೆಂದರೆ ನಿರ್ಣಾಯಕ ದಿನದ ತನಕ ಅಲ್ಲಾಹನು ಈ ಚರ್ಯೆಯನ್ನು ಜಾರಿಗೊಳಿಸಿದ್ದಾನೆ. ಅದೇ ದಿನ ಲೋಕದಾದ್ಯಂತದ ಸತ್ಯವಿಶ್ವಾಸಿಗಳು ಜಾನುವಾರು ಬಲಿ ನೀಡಿ ನಿಷ್ಠೆ ಮತ್ತು ಅರ್ಪಣಾ ಮನೋಭಾವದ ಆ ಮಹಾನ್ ಘಟನೆಯನ್ನು ನಿತ್ಯನೂತನಗೊಳಿಸಬೇಕೆಂದು ಅಲ್ಲಾಹನು ವಿಧಿಸಿದ್ದಾನೆ.</p> <p>16. ಅರ್ಥಾತ್- ಬಲಿದಾನದ ಈ ಘಟನೆಯ ಬಳಿಕ ಹ. ಇಸ್ರಾಹೀಮ್‌(ರ) ಹುಟ್ಟಿರುವ ಸುವಾರ್ತೆ ನೀಡಿದವು.</p>	

116. ಮತ್ತು ಅವರಿಗೆ ಸಹಾಯ ಮಾಡಿದೆವು. ಇದರಿಂದಾಗಿ ಅವರೇ ಮೇಲುಗೈ ಸಾಧಿಸಿದರು. ﴿١١٦﴾ وَصَرْنَاهُمْ فَكَانُوا هُمُ الْغَالِبِينَ ۝
117. ಅವರಿಗೆ ಅತ್ಯಂತ ಸ್ಪಷ್ಟವಾದ ಗ್ರಂಥ ನೀಡಿದೆವು. ﴿١١٧﴾ وَآتَيْنَاهُمَا الْكِتَابَ الْمُسْتَبِينَ ۝
118. ಅವರಿಗೆ ಸನ್ಮಾರ್ಗದರ್ಶನ ಮಾಡಿಸಿದೆವು. ﴿١١٨﴾ وَهَدَيْنَاهُمَا الصِّرَاطَ الْمُسْتَقِيمَ ۝
119. ಮತ್ತು ಅನಂತರದ ತಲೆಮಾರುಗಳಲ್ಲಿ ಅವರ ಶುಭ ಸ್ಮರಣೆಯನ್ನು ಉಳಿಸಿದೆವು. ﴿١١٩﴾ وَتَرَكْنَا عَلَيْهِمَا فِي الْأَخْرِينِ ۝
120. ಮೂಸಾ ಮತ್ತು ಹಾರೂನರ ಮೇಲೆ ಸಲಾಮ್ (ಶುಭಾಶಯ) ಇದೆ. ﴿١٢٠﴾ سَلَامٌ عَلَىٰ مُوسَىٰ وَهَارُونَ ۝
121. ನಾವು ಪುಣ್ಯ ಕಾರ್ಯವೆಸಗುವವರಿಗೆ ಇಂತಹದೇ ಸತ್ಪಲ ನೀಡುತ್ತೇವೆ. ﴿١٢١﴾ إكَأ كَذَلِكَ نَجْزِي الْمُحْسِنِينَ ۝
122. ನಿಶ್ಚಯವಾಗಿಯೂ ಅವರೀವರೂ ನಮ್ಮ ಸತ್ಯವಿಶ್ವಾಸಿ ದಾಸರ ಲ್ಲಾಗಿದ್ದರು. ﴿١٢٢﴾ إِنَّهُمْ مِّنْ عِبَادِنَا الْمُؤْمِنِينَ ۝
123. ನಿಶ್ಚಯವಾಗಿ ಇಲ್ಯಾಸರೂ ಸಂದೇಶವಾಹಕರಲ್ಲಾಗಿದ್ದರು. ﴿١٢٣﴾ وَإِنَّ إِلْيَاسَ لَمِنَ الْمُرْسَلِينَ ۝
124. ಅವರು ತಮ್ಮ ಜನಾಂಗದೊಡನೆ ಹೀಗೆ ಹೇಳಿದ್ದುದನ್ನು ಸ್ಮರಿಸಿರಿ, "ನೀವು ಭಯ ಪಡುವುದಿಲ್ಲವೇ? ﴿١٢٤﴾ إِذْ قَالَ لِقَوْمِهِ أَلَا تَتَّقُونَ ۝
125. ನೀವು 'ಬಲಲ'ನನ್ನು ಪ್ರಾರ್ಥಿಸುತ್ತೀರಾ? ಮತ್ತು ಅತ್ಯುತ್ತಮ ಸೃಷ್ಟಿಕರ್ತನನ್ನು ಬಿಟ್ಟುಬಿಡುತ್ತೀರಾ? ﴿١٢٥﴾ أَتَدْعُونَ بَعْلًا وَتَذَرُونَ أَحْسَنَ الْخَالِقِينَ ۝
126. ನಿಮ್ಮ ಮತ್ತು ನಿಮ್ಮ ಪೂರ್ವಜರ ಪ್ರಭುವಾಗಿರುವ ಅಲ್ಲಾ ಹನನ್ನು." ﴿١٢٦﴾ اللَّهُ رَبُّكُمْ وَرَبُّ آبَائِكُمُ الْأُولِينَ ۝
127. ಆದರೆ, ಅವರು ಇವರನ್ನು (ಇಲ್ಯಾಸರನ್ನು) ಸುಳ್ಳಾಗಿಸಿ ಬಿಟ್ಟರು. ಅಂತೆಯೇ ಇನ್ನು ಖಂಡಿತವಾಗಿಯೂ ಅವರೆಲ್ಲರೂ ಶಿಕ್ಷೆಗಾಗಿ ಹಾಜರುಗೊಳಿಸಲ್ಪಡುವರು. ﴿١٢٧﴾ فَكَذَّبُوهُ فَإِنَّهُمْ لَمُحْضَرُونَ ۝
128. ಆದರೆ ಅಲ್ಲಾಹನು ಆಯ್ಕೆ ಮಾಡಿದ್ದ ದಾಸರು ಇದಕ್ಕೆ ಹೊರತಾಗಿರುವರು. ﴿١٢٨﴾ إِلَّا عِبَادَ اللَّهِ الْمُخْلَصِينَ ۝

129. ಮತ್ತು ನಾವು ಇಲ್ಯಾಸರ ಶುಭ ಸ್ಮರಣೆಯನ್ನು ಅನಂತರದ ತಲೆಮಾರುಗಳಲ್ಲಿ ಉಳಿಸಿಬಿಟ್ಟೆವು- وَتَرَكْنَا عَلَيْهِ فِي الْآخِرِينَ ﴿١٢٩﴾
130. ಇಲ್ಯಾಸರ ಮೇಲೆ ಸಲಾಮ್ (ಶುಭಾಶಯ) ಇದೆ. سَلَامٌ عَلَىٰ آلِ يَاسِينَ ﴿١٣٠﴾
131. ನಾವು ಪುಣ್ಯಕಾರ್ಯವೆಸಗುವವರಿಗೆ ಇಂತಹದೇ ಸತ್ಪಲವನ್ನೇ ಯುತ್ತೇವೆ. إِنَّا كَذَلِكَ نَجْزِي الْمُحْسِنِينَ ﴿١٣١﴾
132. ನಿಶ್ಚಯವಾಗಿಯೂ ಅವರು ನಮ್ಮ ಸತ್ಯವಿಶ್ವಾಸಿ ದಾಸರ ಲ್ಲಾಗಿದ್ದರು. إِنَّهُمْ مِنْ عِبَادِنَا الْمُؤْمِنِينَ ﴿١٣٢﴾
133. ಲೂತರೂ ಸಂದೇಶವಾಹಕರಾಗಿ ಕಳುಹಿಸಲ್ಪಟ್ಟವರಲ್ಲಾಗಿದ್ದರು. وَإِنَّ لُوطًا لَمِنَ الْمُرْسَلِينَ ﴿١٣٣﴾
- 134-135. ನಾವು ಅವರನ್ನೂ ಅವರ ಮನೆಯವರೆಲ್ಲರನ್ನೂ ರಕ್ಷಿಸಿದ್ದ ಸಂದರ್ಭವನ್ನು ಸ್ಮರಿಸಿರಿ. ಹಿಂದೆ ಉಳಿದುಕೊಂಡವರಲ್ಲಾಗಿದ್ದ ಓರ್ವ ವೃದ್ಧಿಯ ಹೊರತು. إِذْ نَجَّيْنَاهُ وَأَهْلَهُ أَجْمَعِينَ ﴿١٣٤﴾
إِلَّا عَجُوزًا فِي الْغَابِرِينَ ﴿١٣٥﴾
136. ಉಳಿದೆಲ್ಲರನ್ನು ನಾವು ನಾಶಗೊಳಿಸಿಬಿಟ್ಟೆವು. ثُمَّ دَمَّرْنَا الْآخَرِينَ ﴿١٣٦﴾
- 137-138. ಇಂದು ನೀವು ಅವರ ಪಾಳುಬಿದ್ದ ನಾಡುಗಳಿಂದ ಹಗಲಿ ರುಳು ಹಾದು ಹೋಗುತ್ತೀರಿ. ನಿಮಗೆ ಬುದ್ಧಿಬರುವುದಿಲ್ಲವೇ? وَإِن كُنتُمْ لَتَسْتُرُونَ عَلَيْهِمُ مُضِحِّينَ ﴿١٣٧﴾
وَبِالْبَيْتِ أَفْلَا تَعْقِلُونَ ﴿١٣٨﴾
139. ನಿಶ್ಚಯವಾಗಿ ಯೂನುಸರೂ ಸಂದೇಶವಾಹಕರಲ್ಲಾಗಿದ್ದರು. وَإِنَّ يُوسُفَ لَمِنَ الْمُرْسَلِينَ ﴿١٣٩﴾
140. ಅವರು ತುಂಬಿದ ನಾವೆಯ ಕಡೆಗೆ ಓಡಿದ ಸಂದರ್ಭವನ್ನು ಸ್ಮರಿಸಿರಿ- إِذْ آتَيْنَا إِلَى الْفُلِّكَ الْمَشْحُونِ ﴿١٤٠﴾
141. ತರುವಾಯ ಅದೃಷ್ಟ ಚೀಟಿ ಹಾಕುವುದರಲ್ಲಿ ಭಾಗವಹಿಸಿ ಅದರಲ್ಲಿ ಸೋತರು. فَسَاهَمَ فَكَانَ مِنَ الْمُدْحَضِينَ ﴿١٤١﴾
142. ಕೊನೆಗೆ ಮೀನು ಅವರನ್ನು ನುಂಗಿಬಿಟ್ಟಿತು ಮತ್ತು ಅವರು ನಿಂದ್ಯರಾಗಿದ್ದರು.¹⁷ فَاتَّخَذَهَا الْحُوتُ وَهُوَ مُلِيمٌ ﴿١٤٢﴾

17. ಈ ಉಲ್ಲೇಖಗಳನ್ನು ಗಮನಿಸಿದಾಗ ನಮಗೆ ತಿಳಿದು ಬರುವ ವಸ್ತುಸ್ಥಿತಿ ಏನೆಂದರೆ- i) ಹ. ಯೂನುಸ್(ಅ) ಏರಿದ್ದ ನಾವೆ ಅಗತ್ಯಕ್ಕಿಂತ ಹೆಚ್ಚು ತುಂಬಿತ್ತು. ii) ಅದೃಷ್ಟ ಚೀಟಿಯನ್ನು ನಾವೆಯಲ್ಲೇ ಎತ್ತಲಾಯಿತು. ಜಲಯಾನದ ವೇಳೆ ಅತಿಯಾದ ಭಾರದಿಂದಾಗಿ ಸಮಸ್ತ ಪ್ರಯಾಣಿಕರ ಜೀವಕ್ಕೆ ಅಪಾಯವಿದೆಯೆಂದು ತಿಳಿದು ಬಂದಾಗ ಪ್ರಾಯಶಃ ಈ ಘಟನೆ ನಡೆಯಿತು. ಯಾರ ಹೆಸರು ಬರುತ್ತದೋ ಅವರನ್ನು ಸಮುದ್ರಕ್ಕೆ ಎಸೆದು ಬಿಡಲಿಕ್ಕಾಗಿ ಈ ಅದೃಷ್ಟ ಚೀಟಿಯನ್ನು ಎತ್ತಲಾಯಿತು. iii) ಅದೃಷ್ಟ ಚೀಟಿಯಲ್ಲಿ ಹ. ಯೂನುಸ್(ಅ) ಹೆಸರು ಬಂತು. ಆದ್ದರಿಂದ ಅವರನ್ನು ಸಮುದ್ರಕ್ಕೆ ಎಸೆದು ಬಿಡಲಾಯಿತು. ಮೀನೊಂದು ಅವರನ್ನು ನುಂಗಿಬಿಟ್ಟಿತು. iv) ಈ ಸಂಕಷ್ಟಕ್ಕೆ

143. ಆಗ ಅವರು ದೇವಸ್ತುತಿ ಮಾಡುವವರಾಗಿದ್ದಿರುತ್ತಿದ್ದರೆ- ﴿فَكَرَّوْا أَيْمَانَكَ مِنْ الْمُسَبِّحِينَ﴾
144. ಪುನರುತ್ಥಾನ ದಿನದ ವರೆಗೂ ಅದೇ ಮೀನಿನ ಹೊಟ್ಟೆಯೊಳಗೆ ಇರುತ್ತಿದ್ದರು.¹⁸ ﴿لَلَيْثِ فِي بَطْنِهِ إِلَى يَوْمِ يُبْعَثُونَ﴾
145. ಕೊನೆಗೆ ನಾವು ಅವರನ್ನು ಬಹಳ ಕ್ಷೀಣಾವಸ್ಥೆಯಲ್ಲಿ ಒಂದು ಸಮತಟ್ಟಾದ ನೆಲಕ್ಕೆ ಎಸೆದು ಬಿಟ್ಟೆವು ﴿فَنَبَذْنَاهُ بِالْعَرَاءِ وَهُوَ سَقِيمٌ﴾
146. ಮತ್ತು ಅದರಲ್ಲಿ ಬಳ್ಳಿಗಳಿರುವ ಗಿಡವೊಂದನ್ನು ಬೆಳೆಸಿದೆವು. ﴿وَأَنْبَتْنَا عَلَيْهِ شَجَرَةً مِنْ يَقْطِينٍ﴾
147. ಆ ಬಳಿಕ ನಾವು ಅವರನ್ನು ಒಂದು ಲಕ್ಷ ಅಥವಾ ಅದಕ್ಕಿಂತಲೂ ಅಧಿಕ ಸಂಖ್ಯೆಯ ಜನರ ಕಡೆಗೆ ಕಳುಹಿಸಿದೆವು.¹⁹ ﴿وَأَرْسَلْنَاهُ إِلَى مِائَةِ أَلْفٍ أَوْ يَزِيدُونَ﴾
148. ಅವರು ಸತ್ಯವಿಶ್ವಾಸವನ್ನು ಸ್ವೀಕರಿಸಿದರು ಮತ್ತು ನಾವು ಅವರನ್ನು ಒಂದು ನಿಶ್ಚಿತ ಕಾಲದ ವರೆಗೆ ಉಳಿಸಿದೆವು. ﴿فَأَمْتُوا قَمَّعْتَهُمْ إِلَى حِينٍ﴾
149. ಇವರೊಡನೆ (ಹೀಗೆ) ಕೇಳಿರಿ- "ನಿಮ್ಮ ಪ್ರಭುವಿಗೆ ಪುತ್ರಿಯರೂ ಇವರಿಗೆ ಪುತ್ರರೂ ಇರಬೇಕೆ? ಇದು ಇವರ ಮನಸ್ಸಿಗೆ ಹಿಡಿಸುತ್ತದೆಯೇ?" ﴿فَأَسْتَفْتِيهِمْ إِرْبَابِكَ الْبَنَاتِ وَ لَهُمُ الْبَنُونَ﴾
150. ನಿಜಕ್ಕೂ ನಾವು ದೇವಚರರನ್ನು ಸ್ತ್ರೀಯರಾಗಿ ಸೃಷ್ಟಿಸಿದ್ದೇವೆಯೇ ಮತ್ತು ಇವರು ಹೇಳುತ್ತಿರುವುದು ಕಣ್ಣಾರೆ ಕಂಡ ವಿಷಯವೇ? ﴿أَمْ خَلَقْنَا الْمَلَائِكَةَ إِنَاثًا وَهُمْ شَاهِدُونَ﴾
- 151-152. ಚೆನ್ನಾಗಿ ಕಿವಿಗೊಟ್ಟು ಕೇಳಿರಿ, ವಾಸ್ತವದಲ್ಲಿ ಅಲ್ಲಾಹನಿಗೆ ಸಂತತಿಯಿದೆ ಎಂಬ ಮಾತನ್ನವರು ಸ್ವಯಂ ಸೃಷ್ಟಿಸಿಕೊಂಡು ಹೇಳುತ್ತಿದ್ದಾರೆ ಮತ್ತು ನಿಶ್ಚಯವಾಗಿಯೂ ಇವರು ಸುಳ್ಳುಗಾರ ರಾಗಿರುತ್ತಾರೆ. ﴿إِلَّا إِلَهُهُمْ مِنْ إِنْكِهِمْ لِيَقُولُونَ ﴿وَلَدَ اللَّهُ﴾ وَ إِنْهُمْ لَكُنْ بُؤُونَ﴾

ಹ. ಯೂನುಸ್(ಅ) ಈಡಾಗಲು ಕಾರಣವೇನೆಂದರೆ ಅವರು ತಮ್ಮ ಪ್ರಭುವಾದ ಅಲ್ಲಾಹನ ಅನುಮತಿಯಿಲ್ಲದೆ ತಮ್ಮನ್ನು ನೇಮಿಸಲಾಗಿದ್ದ ಜಾಗದಿಂದ ಪಲಾಯನ ಮಾಡಿದ್ದರು. 'ಅಬಕ' ಎಂಬ ಪದ ಇದನ್ನೇ ಸೂಚಿಸುತ್ತದೆ. ಏಕೆಂದರೆ ಅರಬಿ ಭಾಷೆಯಲ್ಲಿ ಅದನ್ನು ಸಾಮಾನ್ಯವಾಗಿ ಓಡಿ ಹೋಗುವ ಸೇವಕನಿಗೆ ಬಳಸಲಾಗುತ್ತದೆ.

18. ಅರ್ಥಾತ್ ಹ. ಯೂನುಸ್(ಅ) ಪಾಲಿಗೆ ನಿರ್ಣಾಯಕ ದಿನದ ತನಕ ಮೀನಿನ ಹೊಟ್ಟೆಯೇ ಗೋರಿಯಾಗಿ ಬಿಡುತ್ತಿತ್ತು.
19. 'ಒಂದು ಲಕ್ಷ ಅಥವಾ ಅದಕ್ಕಿಂತ ಹೆಚ್ಚು' ಎಂದರೆ ಅಲ್ಲಾಹನಿಗೆ ಸಂಖ್ಯೆಯ ಬಗ್ಗೆ ಸಂಶಯವಿತ್ತೆಂದಲ್ಲ. ಬದಲಾಗಿ ಯಾರಾದರೂ ಆ ನಾಡನ್ನು ನೋಡಿದರೆ ಅಲ್ಲಿಯ ಜನಸಂಖ್ಯೆ ಒಂದು ಲಕ್ಷ ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚಿರಬಹುದು, ಕಡಿಮೆಯಿರಲಾರದು ಎಂದು ಅಂದಾಜಿಸಬಹುದಾಗಿತ್ತು ಎಂಬುದು ಅದರ ಅರ್ಥ.

153. ಅಲ್ಲಾಹನು ತನಗಾಗಿ ಪುತ್ರರ ಬದಲು ಪುತ್ರಿಯರನ್ನು ಇಷ್ಟ ಪಟ್ಟನೇ? ۞ اَصْطَفَى الْبَنَاتِ عَلَى الْبَنِينَ ۝
154. ನಿಮಗೆ ಏನಾಗಿದೆ? ಎಂತಹ ತೀರ್ಮಾನ ಕೈಗೊಳ್ಳುತ್ತಿರುವಿರಿ. ۞ مَا لَكُمْ كَيْفَ تَحْكُمُونَ ۝
155. ನಿಮಗೆ ಬುದ್ಧಿ ಬರುವುದಿಲ್ಲವೇ? ۞ اَفَلَا تَذَكَّرُونَ ۝
156. ಅಥವಾ ನಿಮ್ಮ ಬಳಿ ಈ ಮಾತುಗಳ ಪರವಾಗಿ ಸುಸ್ಪಷ್ಟವಾದ ಆಧಾರವೇನಾದರೂ ಇದೆಯೇ? ۞ اَمْ لَكُمْ سُلْطٰنٌ مُّبِينٌ ۝
157. ನೀವು ಸತ್ಯವಾದಿಗಳಾಗಿದ್ದರೆ ನಿಮ್ಮ ಆ ಗ್ರಂಥವನ್ನು ತನ್ನಿರಿ. ۞ فَاتُوا بِكِتٰبِكُمْ اِنْ كُنْتُمْ صٰدِقِيْنَ ۝
158. ಇವರು ಅಲ್ಲಾಹ್ ಮತ್ತು ದೇವಚರರ²⁰ ನಡುವೆ ವಂಶ ಸಂಬಂಧವನ್ನು ಉಂಟು ಮಾಡಿಟ್ಟಿದ್ದಾರೆ. ವಸ್ತುತಃ ಇವರು ಅಪರಾಧಿಗಳೆಂಬ ನೆಲೆಯಲ್ಲಿ ಹಾಜರುಗೊಳಿಸಲ್ಪಡುವರು ಎಂಬುದು ದೇವಚರರಿಗೆ ಚೆನ್ನಾಗಿ ತಿಳಿದಿದೆ. ۞ وَجَعَلُوْا بَيْنَهُ وَبَيْنَ الْجِنَّةِ نَسَبًا ۝
۞ وَلَقَدْ عَلِمْتِ الْجِنَّةُ اِنَّهُمْ لَمُحْضَرُونَ ۝
- 159-160. (ಮತ್ತು ಹೀಗೆ ಹೇಳುತ್ತಾರೆ) "ಅಲ್ಲಾಹನು, ಅವನ ನಿಷ್ಠಾ ವಂತ ದಾಸರ ಹೊರತು ಇತರರು ಅವನ ಮೇಲೆ ಆರೋಪಿಸುವ ಗುಣಗಳಿಂದ ಮುಕ್ತನಾಗಿದ್ದು ಪರಿಶುದ್ಧನಾಗಿದ್ದಾನೆ. ۞ سُبْحٰنَ اللّٰهِ عَمَّا يُصِفُوْنَ ۝
۞ اِلَّا عِبَادَ اللّٰهِ الْمَخْلُوْصِيْنَ ۝
161. ಆದುದರಿಂದ ನೀವು ಮತ್ತು ನಿಮ್ಮ ಈ ಆರಾಧ್ಯರು, ۞ فَاِنَّكُمْ وَمَا تَعْبُدُوْنَ ۝
162. ಯಾರನ್ನೂ ಅಲ್ಲಾಹನ ಕಡೆಯಿಂದ ತಿರುಗಿಸಲಾರಿರಿ. ۞ مَا اَنْتُمْ عَلَيْهِ بِفِتْنِيْنَ ۝
163. ನರಕದ ಧಗಧಗಿಸುವ ಅಗ್ನಿಯಲ್ಲಿ ಸುಡಲ್ಪಡಲಿರುವಾತನ ಹೊರತು. ۞ اِلَّا مَنْ هُوَ صٰلِ الْجَحِيْمِ ۝
164. ನಮ್ಮಲ್ಲಿ ಪ್ರತಿಯೊಬ್ಬನ ಸ್ಥಾನ ನಿಶ್ಚಿತವಿದೆ- ۞ وَمَا مِمَّا اِلَّا لَهٗ مَقٰمٌ مَّعْلُوْمٌ ۝
165. ನಾವು ಪಂಕ್ತಿಬದ್ಧ ಸೇವಕರಾಗಿದ್ದೇವೆ. ۞ وَاِنَّا لَنَحْنُ الصّٰغُوْنَ ۝
166. ಮತ್ತು ಕೀರ್ತನೆ ಮಾಡುವವರಾಗಿದ್ದೇವೆ." ۞ وَاِنَّا لَنَحْنُ الْمُسَبِّحُوْنَ ۝
- 167-169. ಇವರು ಈ ಮುಂಚೆ ಹೀಗೆ ಹೇಳುತ್ತಿದ್ದರು, "ನಮ್ಮ ۞ وَاِنْ كَاٰنُوْا لَيَقُوْلُوْنَ ۝

20. ಮೂಲದಲ್ಲಿ 'ಜಿನ್ನಾ' ಎಂಬ ಪದ ಪ್ರಯೋಗವಾಗಿದೆ. ಆದರೆ ಮುಂದಿನ ಉಲ್ಲೇಖಗಳನ್ನು ಗಮನಿಸಿದಾಗ ಅದನ್ನು ದೇವಚರರ ಕುರಿತು ಹೇಳಲಾಗಿದೆ ಎಂದು ವ್ಯಕ್ತವಾಗುತ್ತದೆ. 'ಜಿನ್ನಾ' ಎಂಬುದರ ಶಬ್ದಾರ್ಥ 'ರಹಸ್ಯ ಸೃಷ್ಟಿಗಳು' ಎಂದಾಗಿದೆ.

- ಬಳಿ ಗತ ಜನಾಂಗಗಳಿಗೆ ಸಿಕ್ಕಿದ್ದಂತಹ 'ಬೋಧನೆ' ಇರುತ್ತಿದ್ದರೆ, ಖಂಡಿತವಾಗಿಯೂ ನಾವು ಅಲ್ಲಾಹನ ನಿಷ್ಠೆ ದಾಸರಾಗುತ್ತಿದ್ದೆವು."
170. ಆದರೆ, (ಅದು ಬಂದಾಗ) ಇವರು ಅದನ್ನು ನಿರಾಕರಿಸಿದರು. ಇನ್ನು ಸದ್ಯವೇ ಇವರಿಗೆ (ಈ ವರ್ತನೆಯ ಪರಿಣಾಮ) ತಿಳಿದು ಬರುವುದು.
171. ನಾವು ನಮ್ಮ ಸಂದೇಶವಾಹಕ ದಾಸರಿಗೆ ಮೊದಲೇ ವಾಗ್ದಾನ ವಿತ್ತಿದ್ದೇವೆ.
172. ಖಂಡಿತವಾಗಿಯೂ ಅವರಿಗೆ ಸಹಾಯ ಮಾಡಲಾಗುವುದು.
173. ಮತ್ತು ನಮ್ಮ ಸೇನೆಯೇ ವಿಜಯಿಯಾಗುವುದು.
174. ಆದುದರಿಂದ ಪೈಗಂಬರರೇ, ಸ್ವಲ್ಪ ಕಾಲದ ವರೆಗೆ ಇವರನ್ನು ಇವರ ಪಾಡಿಗೆ ಬಿಟ್ಟು ಬಿಡಿರಿ-
175. ಮತ್ತು ನೋಡುತ್ತಲಿರಿ, ಸದ್ಯವೇ ಇವರು ಸ್ವತಃ ಕಂಡು ಕೊಳ್ಳುವರು.
176. ಇವರು ನಮ್ಮ ಯಾತನೆಗಾಗಿ ತವಕ ಪಡುತ್ತಿರುವರೇನು?
177. ಅದು ಅವರ ಅಂಗಳದಲ್ಲೇ ಬಂದಿಳಿದಾಗ ಆ ದಿನವು ಎಚ್ಚರಿಕೆ ನೀಡಲ್ಪಟ್ಟವರ ಪಾಲಿಗೆ ಅತ್ಯಂತ ಕೆಟ್ಟದಾಗಿರುವುದು.
178. ಆದುದರಿಂದ ಇವರನ್ನು ಸ್ವಲ್ಪ ಕಾಲ ಇವರ ಪಾಡಿಗೆ ಬಿಟ್ಟುಬಿಡಿರಿ-
179. ಮತ್ತು ನೋಡುತ್ತಲಿರಿ. ಸದ್ಯವೇ ಇವರು ಸ್ವತಃ ಕಂಡು ಕೊಳ್ಳುವರು.
180. ನಿಮ್ಮ ಪ್ರಭು, ಗೌರವಾನ್ವಿತ ಪ್ರಭು ಇವರು ಸೃಷ್ಟಿಸುತ್ತಿರುವ ಎಲ್ಲಾ ಆರೋಪಗಳಿಂದ ಮುಕ್ತನಾಗಿರುವ ಪರಮಪಾವನನು.
181. ಸಂದೇಶವಾಹಕರುಗಳ ಮೇಲೆ ಸಲಾಮ್(ಶುಭಾಶಯ) ಇದೆ.
182. ಸಕಲ ಪ್ರಶಂಸೆಗಳೂ ಸರ್ವಲೋಕಗಳ ಪಾಲಕ ಪ್ರಭುವಾದ ಅಲ್ಲಾಹನಿಗೇ ಮೀಸಲು.

لَوْ أَنَّ عِنْدَنَا ذِكْرًا مِنَ الْآوَّلِينَ ﴿١٧٠﴾
لَكُنَّا عِبَادَ اللَّهِ الْمُخْلِصِينَ ﴿١٧١﴾

فَكْفَرُوا بِهِ فَسَوْفَ يُعْلَمُونَ ﴿١٧٢﴾

وَلَقَدْ سَبَقَتْ كَلِمَتُنَا لِعِبَادِنَا الْمُرْسَلِينَ ﴿١٧٣﴾

إِلَهُمَّ لَهُمُ السُّوْرُونَ ﴿١٧٤﴾

وَإِنَّ جُنْدَنَا لَهُمُ الْغَالِبُونَ ﴿١٧٥﴾

فَتَوَلَّ عَنْهُمْ حَتَّىٰ حِينٍ ﴿١٧٦﴾

وَأَبْصُرُهُمْ فَسَوْفَ يُبْصِرُونَ ﴿١٧٧﴾

أَفِعِدَّ إِنَّا يَسْتَعْجِلُونَ ﴿١٧٨﴾

فَإِذَا نَزَلَ بِسَاحَتِهِمْ فَسَاءَ
صَبَاحُ الْمُتَذَرِّينَ ﴿١٧٩﴾



وَتَوَلَّ عَنْهُمْ حَتَّىٰ حِينٍ ﴿١٨٠﴾

وَأَبْصُرْ فَسَوْفَ يُبْصِرُونَ ﴿١٨١﴾

سُبْحٰنَ رَبِّكَ رَبِّ الْعِزَّةِ عَمَّا يَصِفُونَ ﴿١٨٢﴾

وَسَلٰمٌ عَلَى الْمُرْسَلِينَ ﴿١٨٣﴾

وَالْحَمْدُ لِلَّهِ رَبِّ الْعَالَمِينَ ﴿١٨٤﴾



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಸ್ವಾದ್. ಉಪದೇಶ ಭರಿತವಾದ ಕುರ್ಆನಿನಾಣೆ.
2. ನಿಜವಾಗಿ, ಸತ್ಯವನ್ನು ತಿರಸ್ಕರಿಸಿದ ಈ ಜನರೇ ತೀವ್ರ ಅಹಂಕಾರ ಮತ್ತು ಹಟಮಾರಿತನದಲ್ಲಿ ಸಿಕ್ಕಿ ಬಿದ್ದಿದ್ದಾರೆ.¹
3. ನಾವು ಇವರಿಗಿಂತ ಮುಂಚೆ ಇಂತಹ ಎಷ್ಟೋ ಜನಾಂಗಗಳನ್ನು ನಾಶಗೊಳಿಸಿದ್ದೇವೆ. (ದುರ್ಗತಿ ಬಂದಾಗ) ಅವರು ಗೋಳಿಟ್ಟಿದ್ದಾರೆ. ಆದರೆ ಅದು ಪಾರಾಗುವ ಸಮಯವಾಗಿರುವುದಿಲ್ಲ.
4. ಓರ್ವ ಎಚ್ಚರಿಕೆ ನೀಡುವಾತನು ಸ್ವತಃ ಇವರೊಳಗಿಂದಲೇ ಬಂದು ಬಿಟ್ಟು ಕುರಿತು ಇವರಿಗೆ ಅತ್ಯಾಶ್ಚರ್ಯವಾಯಿತು. ಸತ್ಯ ನಿಷೇಧಿಗಳು, "ಇವನೊಬ್ಬ ಚಾದುಗಾರ, ಮಹಾ ಸುಳ್ಳುಗಾರ,
5. ಇವನು ಎಲ್ಲ ದೇವರುಗಳ ಸ್ಥಾನದಲ್ಲಿ ಕೇವಲ ಒಬ್ಬನೇ ದೇವನನ್ನು ಮಾಡಿಬಿಟ್ಟನೇ? ನಿಜಕ್ಕೂ ಇದೊಂದು ಬಹಳ ವಿಚಿತ್ರ ಸಂಗತಿ" ಎಂದು ಹೇಳತೊಡಗಿದರು.
6. ಜನಾಂಗದ ಸರದಾರರು ಹೀಗೆ ಹೇಳುತ್ತ ಹೊರ ನಡೆದು ಬಿಟ್ಟರು; "ಹೊರಡಿರಿ ಮತ್ತು ನಿಮ್ಮ ಆರಾಧ್ಯರ ಆರಾಧನೆಯಲ್ಲೇ ಸ್ಥಿರವಾಗಿ ನಿಲ್ಲಿರಿ. ಈ ಮಾತನ್ನು ಯಾವುದೋ ಬೇರೆಯೇ ಉದ್ದೇಶದಿಂದ ಹೇಳಲಾಗುತ್ತಿದೆ."²

بِسْمِ اللَّهِ الرَّحْمَنِ الرَّحِيمِ

ص وَالْقُرْآنِ ذِي الذِّكْرِ ۝

بَلِ الَّذِينَ كَفَرُوا فِي عِزَّةٍ وَشِقَاقٍ ۝

كَمْ أَهْلَكْنَا مِنْ قَبْلِهِمْ مِنْ قَرْنٍ
فَنَادَوْا وَآلَاتٍ حِينٍ مَنَاصٍ ۝

وَعَجِبُوا أَنْ جَاءَهُمْ مُنذِرٌ مِنْهُمْ نَزْوً
قَالَ الْكٰفِرُونَ هَذَا سِحْرٌ كَذَّابٌ ۝

أَجَعَلَ الْآلِهَةَ إِلَهًا وَاحِدًا إِنَّ
هَذَا لَشَيْءٌ عَجَابٌ ۝

وَإِن طَلَقَ الْمَلَأُ مِنْهُمْ أَنِ امْشُرُوا
وَاصْبِرُوا عَلَيَّ إِلَهَتِكُمْ إِنَّ هَذَا
لَشَيْءٌ يُرَادُ ۝

1. ಅರ್ಥಾತ್- ಸತ್ಯನಿಷೇಧಿಗಳ ನಿರಾಕರಣೆಗೆ ಕಾರಣ ಅವರ ಮುಂದೆ ಸಮರ್ಪಿಸಲಾಗುತ್ತಿರುವ ಧರ್ಮದಲ್ಲೇ ಯಾವುದೋ ದೋಷವಿದೆ ಎಂದಲ್ಲ. ಬದಲಾಗಿ ಕೃತಕ ಜಂಭ, ಅಜ್ಞಾನಜನ್ಯ ದುರಹಂಕಾರ ಮತ್ತು ಹಟಮಾರಿತನ ಮಾತ್ರ ಅದಕ್ಕೆ ಕಾರಣವಾಗಿದೆ.

2. ಇದರಲ್ಲೇನೋ ಮೋಸವಿದೆ ಎಂಬುದು ಅವರ ಭಾವನೆಯಾಗಿತ್ತು. ನಾವೆಲ್ಲರೂ ಮುಹಮ್ಮದ್‌ರ(ಸ) ಅಧೀನರಾಗಿ ಅವರು ನಮ್ಮ ಮೇಲೆ ಆಡಳಿತ ನಡೆಸುವಂತಾಗಬೇಕೆಂಬ ಉದ್ದೇಶದಿಂದ ಈ ಸಂದೇಶ ನೀಡಲಾಗುತ್ತಿದೆ ಎಂದು ಅವರು ಭಾವಿಸಿದ್ದರು.

7. ಈ ಮಾತನ್ನು ನಾವು ಇತ್ತೀಚಿನ ಕಾಲದ ಜನಾಂಗಗಳ ಪೈಕಿ ಯಾರಿಂದಲೂ ಕೇಳಿಲ್ಲ. ಇದು ಕೇವಲ ಒಂದು ಕಪೋಲಕಲ್ಪಿತ ವಿಷಯವಾಗಿದೆ.

مَا سَمِعْنَا بِهَذَا فِي الْمِلَّةِ الْاٰخِرَةِ ۗ
اِنَّ هٰذَا اِلَّا اَخْتِلَافٌ ۝۷

8. ಅಲ್ಲಾಹನ ಬೋಧನೆಯು ಅವತೀರ್ಣಗೊಳ್ಳುವುದಕ್ಕೆ ನಮ್ಮ ನಡುವೆ ಕೇವಲ ಈತನೊಬ್ಬನೇ ಉಳಿದು ಸಿಕ್ಕಿದನೇ?" ವಾಸ್ತವದಲ್ಲಿ ನನ್ನ ಬೋಧನೆಯ ವಿಷಯದಲ್ಲಿ ಇವರು ಸಂಶಯಗ್ರಸ್ತರಾಗಿದ್ದಾರೆ.³ ಇವರು ಈ ತನಕ ನನ್ನ ಯಾತನೆಯ ರುಚಿಯನ್ನು ಸವಿಯದಿರುವುದರಿಂದ ಹೀಗೆಲ್ಲ ಹೇಳುತ್ತಿದ್ದಾರೆ.

ءَاَنْزَلْ عَلَيْهِ الذِّكْرُ مِنْ بَيْنِنَا بَلْ
هُم فِي شَكٍّ مِّنْ ذِكْرِيَّ بَلْ لَّسَّا
يَدْرُوْنَ وَاَوْعَدَا ب ۝۸

9. ಪ್ರಬಲನೂ ಮಹಾದಾನಿಯೂ ಆಗಿರುವ ನಿಮ್ಮ ಪ್ರಭುವಿನ ಕೃಪೆಯ ಭಂಡಾರಗಳು ಇವರ ಕೈಯಲ್ಲಿವೆಯೇ?

اَمْ عِنْدَهُمْ خَزَائِنٌ رَّحْمَةً سَرَّيْكَ
الْعَزِيْزِ الْوَهَّابِ ۝۹

10. ಇವರು ಭೂಮಿ-ಆಕಾಶಗಳ ಹಾಗೂ ಅವುಗಳ ನಡುವೆ ಇರುವ ವಸ್ತುಗಳ ಮಾಲಕರೇ? ಹಾಗಿದ್ದರೆ ಇವರು ವಸ್ತುಲೋಕದ ಉನ್ನತಿಗಳಿಗೆ ಏರಿ ನೋಡಲಿ.

اَمْ لَهُمْ مِّلْكُ السَّمٰوٰتِ وَالْاَرْضِ وَمَا
بَيْنَهُمَا قَلِيْرٌ تَقُوْا فِي الْاَسْبَابِ ۝۱۰

11. ಇದಂತು ಕೂಟಗಳ ಪೈಕಿ ಒಂದು ಸಣ್ಣ ಕೂಟವಾಗಿದ್ದು ಇಲ್ಲೇ ಸೋಲನ್ನು ಅನುಭವಿಸಲಿದೆ.⁴

جُنْدًا مَّا هُنَالِكَ مَهْرُومٌ مِّنَ
الْاَحْرَابِ ۝۱۱

12-13. ಇವರಿಗಿಂತ ಮುಂಚೆ ನೂಹರ ಜನಾಂಗ, ಆದ್, ಮೊಳೆಗಳ ವನಾದ ಫಿರ್ಝೀನ್, ಸಮೂದ್, ಲೂತ್ ಜನಾಂಗ ಮತ್ತು ಐಕಾದವರು ಸುಳ್ಳಾಗಿದ್ದಾರೆ. ಅವರು ಕೂಟಗಳಾಗಿದ್ದರು.

كَذَّبَتْ قَبْلَهُمْ قَوْمُ نُوحٍ وَّعَادٌ
وَّفِرْعَوْنُ ذُو الْاَوْتَادِ ۝۱۲
وَتَمُوْدُ وَّقَوْمُ لُوْطٍ وَّاَصْحٰبُ الْاَيْكٰطِ
اُولٰٓئِكَ الْاَحْرَابُ ۝۱۳

14. ಅವರ ಪೈಕಿ ಪ್ರತಿಯೊಂದು ಕೂಟವೂ ಸಂದೇಶವಾಹಕರನ್ನು ಸುಳ್ಳಾಗಿಸಿತು ಮತ್ತು ನನ್ನ ಶಿಕ್ಷೆಯ ತೀರ್ಪು ಅವರ ಮೇಲೆ ಎರಗಿಯೇ ಬಿಟ್ಟಿತು.

اِنَّ كُلَّ اِلَّا كَذَّبَ الرُّسُلَ
فَحَقَّ عِقَابِ ۝۱۴

3. ಬೇರೆ ಮಾತುಗಳಲ್ಲಿ ಹೇಳುವುದಾದರೆ ಅಲ್ಲಾಹನು ಪ್ರವಾದಿವರ್ಯರೊಡನೆ(ಸ), "ಮುಹಮ್ಮದ್‌ರೇ(ಸ)! ನಿಜವಾಗಿ ಇವರು ನಿಮ್ಮನ್ನು ಸುಳ್ಳಾಗಿಸುತ್ತಿರುವುದಲ್ಲ. ಬದಲಾಗಿ ನನ್ನನ್ನೇ ಸುಳ್ಳಾಗಿಸುತ್ತಿದ್ದಾರೆ. ಅವರಿಗೆ ನಿಮ್ಮ ಸತ್ಯತೆಯ ಬಗ್ಗೆ ಶಂಕೆ ಇರುವುದಲ್ಲ, ಬದಲಾಗಿ ನನ್ನ ಬೋಧನೆಗಳ ಬಗ್ಗೆಯೇ ಶಂಕೆಯಿದೆ" ಎಂದು ಹೇಳುತ್ತಿದ್ದಾನೆ.

4. 'ಇಲ್ಲೇ' ಎನ್ನುವ ಮೂಲಕ 'ಪವಿತ್ರ ಮಕ್ಕಾ ನಗರ'ವನ್ನು ಸೂಚಿಸಲಾಗಿದೆ. ಅರ್ಥಾತ್ ಅವರು ಪರಸ್ಪರ ಮಾತನಾಡಿಕೊಳ್ಳುತ್ತಿರುವ ಈ ಸ್ಥಳದಲ್ಲೇ ಒಂದು ದಿನ ಅವರು ಪರಾಜಯ ಹೊಂದಲಿದ್ದಾರೆ. ಇಂದು ಯಾವ ವ್ಯಕ್ತಿಯನ್ನು ತುಚ್ಛೀಕರಿಸಿ 'ಪ್ರವಾದಿ'ಯೆಂದು ಒಪ್ಪಲು ಇವರು ನಿರಾಕರಿಸುತ್ತಿದ್ದಾರೋ ಅದೇ ವ್ಯಕ್ತಿಯ ಮುಂದೆ ಅವರು ಬಾಡಿದ ಮುಖಹೊತ್ತು ನಿಂತುಕೊಂಡಿರುವ ಸಂದರ್ಭ ಇದೇ ಜಾಗದಲ್ಲಿ ಎದುರಾಗಲಿದೆ.

15. ಇವರೂ ಒಂದು ಆಸ್ಪೋಟದ ನಿರೀಕ್ಷೆಯಲ್ಲಿದ್ದಾರೆ. ಆ ಬಳಿಕ ಇನ್ನಾವುದೇ ಆಸ್ಪೋಟ ಇರಲಾರದು.

وَمَا يَنْظُرُ هَؤُلَاءِ إِلَّا صَيْحَةً وَاحِدَةً
مَّا لَهَا مِنْ فَوَاقٍ ⑩

16. ಮತ್ತು ಇವರು, "ಓ ನಮ್ಮ ಪ್ರಭೂ, ಲೆಕ್ಕಾಚಾರ ಜರಗುವ ದಿನಕ್ಕಿಂತ ಮುಂಚೆಯೇ ನಮ್ಮ ಪಾಲು ನಮಗೆ ಬೇಗನೆ ಕೊಟ್ಟುಬಿಡು" ಎನ್ನುತ್ತಾರೆ.

وَقَالُوا رَبَّنَا عَجِّلْ لَنَا قِطْعَتَا
قَبْلَ يَوْمِ الْحِسَابِ ⑪

17. ಸಂದೇಶವಾಹಕರೇ, ಇವರು ಹೇಳುವ ಮಾತುಗಳನ್ನು ಸಹಿಸಿಕೊಳ್ಳಿರಿ ಮತ್ತು ಇವರಿಗೆ ನಮ್ಮ ದಾಸ ದಾವೂದರ ವೃತ್ತಾಂತವನ್ನು ವಿವರಿಸಿರಿ. ಅವರು ಮಹಾಶಕ್ತಿಗಳನ್ನು ಹೊಂದಿದ್ದರು. ಪ್ರತಿಯೊಂದು ವಿಷಯದಲ್ಲೂ ಅಲ್ಪಾಹನ ಕಡೆಗೆ ಮರಳುವವರಾಗಿದ್ದರು.

إِصْبِرْ عَلَىٰ مَا يَقُولُونَ وَادْكُرْ عَبْدَنَا
دَاوُدَ ذَا الْأَيْدِي إِنَّكَ أَوَّابٌ ⑫

18. ಬೆಳಗು ಬೈಗುಗಳಲ್ಲಿ ಅವರೊಂದಿಗೆ ಕೀರ್ತನೆ ಮಾಡುವಂತೆ ಪರ್ವತಗಳನ್ನು ನಾವು ಅವರಿಗೆ ನಿಯಂತ್ರಿಸಿ ಕೊಟ್ಟಿದ್ದೆವು.

إِنَّا سَخَّرْنَا الْجِبَالَ مَعَهُ يُسَبِّحُنَا
بِالْعَثِيثِ وَالْإِشْرَاقِ ⑬

19. ಪಕ್ಷಿಗಳು ಒಟ್ಟಾಗಿ ಬಂದು ಸೇರುತ್ತಿದ್ದವು ಮತ್ತು ಅವೆಲ್ಲವೂ ಅವರ ಕೀರ್ತನೆಯ ಕಡೆಗೆ ಲಕ್ಷ್ಯ ಕೊಡುತ್ತಿದ್ದವು.

وَالطَّيْرَ مَحْشُورَةً كُلٌّ لَّهُ أَوَّابٌ ⑭

20. ನಾವು ಅವರ ಸಾಮ್ರಾಜ್ಯವನ್ನು ಪ್ರಬಲ ಗೊಳಿಸಿದ್ದೆವು. ಅವರಿಗೆ ಯುಕ್ತಿಯನ್ನು ದಯಪಾಲಿಸಿದ್ದೆವು ಮತ್ತು ನಿರ್ಣಾಯಕವಾಗಿ ಮಾತನಾಡುವ ಸಾಮರ್ಥ್ಯ ನೀಡಿದ್ದೆವು.

وَشَدَدْنَا مُلْكَهُ وَأَتَيْنَاهُ الْحِكْمَةَ
وَقُصَلِ الْخِطَابِ ⑮

21. ಗೋಡೆಯ ಮೇಲೇರಿ ಅವರ ಮೇಲ್ವ್ಯವಹಾರಗಳಿಗೆ ನುಗ್ಗಿ ಬಂದಿದ್ದ ಆ ವ್ಯಾಜ್ಯದವರ ಸುದ್ದಿ ನಿಮಗೆ ತಲುಪಿದೆಯೇ?

وَهَلْ آتَاكَ نَبِيُّ الْخَصْمِ إِذْ تَسَوَّرُوا
الْحِرَابَ ⑯

22. ಅವರು ದಾವೂದರ ಬಳಿಗೆ ಬಂದಾಗ ದಾವೂದರು ಅವರನ್ನು ಕಂಡು ಬೆಚ್ಚಿಬಿದ್ದರು. ಅವರು ಹೀಗೆಂದರು- ಹದರಬೇಡಿರಿ, "ನಾವು ಒಂದು ವ್ಯಾಜ್ಯದ ಎರಡು ಪಕ್ಷಗಳಾಗಿದ್ದು, ನಮ್ಮ ಪೈಕಿ ಒಬ್ಬನು ಇನ್ನೊಬ್ಬನ ಮೇಲೆ ಅನ್ಯಾಯವೆಸಗಿರುವನು. ತಾವು ನಮ್ಮ ನಡುವೆ ಸತ್ಯಕ್ಕನುಗುಣವಾಗಿ ತೀರ್ಮಾನ ಮಾಡಿಬಿಡಿರಿ, ಅನ್ಯಾಯವೆಸಗಬೇಡಿರಿ ಮತ್ತು ನಮಗೆ ಸನ್ಮಾರ್ಗವನ್ನು ತೋರಿಸಿರಿ.

إِذْ دَخَلُوا عَلَىٰ دَاوُدَ ففَزِعَ مِنْهُمْ
قَالُوا لَا تَخَفْ خَصْمِينِ بَغِي بَعْضُنَا
عَلَىٰ بَعْضٍ فَأَحْكُم بَيْنَنَا يَا الْحَقِّ
وَلَا تَسْطِطْ وَاهْدِنَا إِلَىٰ سَوَاءِ الصِّرَاطِ ⑰

23. ಇವನು ನನ್ನ ಸಹೋದರ. ಇವನ ಬಳಿ ತೊಂಭತ್ತೊಂಭತ್ತು ಕುರಿಗಳಿವೆ. ನನ್ನ ಬಳಿ ಒಂದು ಕುರಿ ಮಾತ್ರ ಇದೆ. ಇವನು ಆ ಒಂದು ಕುರಿಯನ್ನೂ ನನಗೆ ಒಪ್ಪಿಸಿ ಬಿಡು ಎಂದು

إِنَّ هَذَا أَخِي لَهُ تِسْعٌ وَتِسْعُونَ
نَعْجَةً وَلِي نَعْجَةٌ وَاحِدَةٌ فَقَالَ

ನನ್ನೊಡನೆ ಹೇಳಿದನು ಮತ್ತು ಮಾತಿನಲ್ಲಿ ನನ್ನನ್ನು ಸೋಲಿಸಿ ಬಿಟ್ಟನು."⁵

﴿كُفُنِيهَا وَعَزَّنِي فِي الْخِطَابِ﴾

24. ಆಗ ದಾವೂದರು- "ಇವನು ತನ್ನ ಕುರಿಗಳೊಂದಿಗೆ ನಿನ್ನ ಕುರಿಯನ್ನು ಸೇರಿಸಿಕೊಳ್ಳಲು ಆಗ್ರಹಿಸುವ ಮೂಲಕ ನಿಜಕ್ಕೂ ನಿನ್ನ ಮೇಲೆ ಅಕ್ರಮವೆಸಗಿರುವನು. ನಿಶ್ಚಯವಾಗಿಯೂ ಸಹಬಾಳುವ ನಡೆಸುವವರು ಹೆಚ್ಚಾಗಿ ಪರಸ್ಪರ ಅತಿರೇಕವೆಸಗುತ್ತಲೇ ಇರುತ್ತಾರೆ. ಸತ್ಯವಿಶ್ವಾಸಿಗಳಾದವರು ಮತ್ತು ಸತ್ಕರ್ಮವೆಸಗುವವರು ಮಾತ್ರ ಇದರಿಂದ ದೂರವಿರುತ್ತಾರೆ. ಇಂತಹವರು ಬಹಳ ಕಡಿಮೆ" ಎಂದು ಉತ್ತರ ಕೊಟ್ಟರು. (ಹೀಗೆ ಹೇಳುತ್ತಾ) ದಾವೂದರು, ವಾಸ್ತವದಲ್ಲಿ ಈ ಮೂಲಕ ನಾವು ಅವರನ್ನು ಪರೀಕ್ಷಿಸಿದೆವೆಂಬುದನ್ನು ಅರಿತುಕೊಂಡರು. ಆ ಪ್ರಕಾರ ಅವರು ತಮ್ಮ ಪ್ರಭುವಿನೊಡನೆ ಕ್ಷಮಾಯಾಚನೆ ಮಾಡಿದರು ಮತ್ತು ಸಾಷ್ಟಾಂಗವೆರೆಗಿ ಪಶ್ಚಾತ್ತಾಪಪಟ್ಟು ಮರಳಿದರು.

قَالَ لَقَدْ ظَلَمَكَ بِسُؤَالِ نِعْمَتِكَ إِلَىٰ نِعَاجِهِ ۗ وَإِنَّ كَثِيرًا مِّنَ الْخُلَطَاءِ لَيَبْغِي بَعْضُهُمْ عَلَىٰ بَعْضٍ إِلَّا الَّذِينَ آمَنُوا وَعَمِلُوا الصَّالِحَاتِ ۗ وَ قَلِيلٌ مَّا هُمْ ۗ وَظَنَّ دَاوُدُ أَنَّمَا فَتَتَهُ ۖ فَاسْتَغْفَرَ رَبَّهُ ۖ وَخَرَّ رَاكِعًا وَأَنَابَ ﴿٥٥﴾

25. ಆಗ ನಾವು ಅವರ ಆ ತಪ್ಪನ್ನು ಕ್ಷಮಿಸಿದೆವು.⁶ ನಿಶ್ಚಯವಾಗಿಯೂ ನಮ್ಮ ಬಳಿ ಅವರಿಗಾಗಿ ನಿಕಟಸ್ಥಾನ ಹಾಗೂ ಉತ್ತಮವಾದ ಅಂತಿಮ ನೆಲೆ ಇದೆ.

فَعَفَوْنَا لَهُ ذُنُوبَهُ ۗ وَإِنَّ لَهُ عِنْدَنَا لَزُلْفَىٰ وَحُسْنَ مَّآبٍ ﴿٥٦﴾

26. (ನಾವು ಅವರೊಡನೆ ಹೀಗೆಂದೆವು); "ದಾವೂದ್, ನಾವು ನಿಮ್ಮನ್ನು ಭೂಮಿಯಲ್ಲಿ ಪ್ರತಿನಿಧಿಯಾಗಿ ಮಾಡಿದ್ದೇವೆ. ಆದುದರಿಂದ ನೀವು ಜನರ ನಡುವೆ ಸತ್ಯದೊಂದಿಗೆ ಆಳ್ವಿಕೆ ನಡೆಸಿರಿ. ಸ್ವೇಚ್ಛೆಯನ್ನು ಅನುಸರಿಸಬೇಡಿರಿ. ಅದು ನಿಮ್ಮನ್ನು ಅಲ್ಲಾಹನ ಮಾರ್ಗದಿಂದ ತಪ್ಪಿಸಿಬಿಡುವುದು. ಅಲ್ಲಾಹನ ಮಾರ್ಗದಿಂದ ತಪ್ಪಿ ಹೋಗುವವರಿಗೆ, ಲೆಕ್ಕಾಚಾರ ನಡೆಯಲಿರುವ ದಿನವನ್ನು ಮರೆತು ಬಿಟ್ಟಿದ್ದಕ್ಕಾಗಿ ಖಂಡಿತವಾಗಿಯೂ ಕಠಿಣ ಯಾತನೆ ಇದೆ."

يٰۤدَاوُدُ إِنَّا جَعَلْنَاكَ خَلِيفَةً فِي الْأَرْضِ فَحَاكِمٌ بَيْنَ النَّاسِ بِالْحَقِّ وَلَا تَتَّبِعِ الْهَوَىٰ فَيُضِلَّكَ عَنْ سَبِيلِ اللَّهِ ۗ إِنَّ الَّذِينَ يَضِلُّونَ عَنْ سَبِيلِ اللَّهِ لَهُمْ عَذَابٌ شَدِيدٌ ۖ لِّبِمَا سُواوْا بِمَوَالِيهِمْ ﴿٥٧﴾

5. ಪಿಯಾದುದಾರ ಕುರಿಯನ್ನು ಅವನು ನನ್ನಿಂದ ಕಸಿದುಕೊಂಡ ಎಂದು ಹೇಳುತ್ತಿಲ್ಲ. ಬದಲಾಗಿ ನನ್ನ ಕುರಿಯನ್ನು ಕೇಳುತ್ತಿದ್ದಾನೆ ಮತ್ತು ಅದನ್ನು ಅವನಿಗೊಪ್ಪಿಸಿ ಬಿಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾನೆ. ಅವನು ದೊಡ್ಡ ವ್ಯಕ್ತಿಯಾದ್ದರಿಂದ ನಾನು ಒತ್ತಡದಲ್ಲಿ ಸಿಕ್ಕಿಹಾಕಿಕೊಂಡಿದ್ದೇನೆ ಎಂದು ಹೇಳುತ್ತಿದ್ದಾನೆ.
6. ಹ. ದಾವೂದರಿಂದ(ಅ) ಖಂಡಿತವಾಗಿ ತಪ್ಪುಸಂಭವಿಸಿತ್ತೆಂದು ಇದರಿಂದ ವ್ಯಕ್ತವಾಗುತ್ತದೆ. ಅದು ಕುರಿಗಳ ಮೊಕದ್ದಮೆಯೊಂದಿಗೆ ಯಾವುದೋ ರೀತಿಯ ಹೋಲಿಕೆಯಿದ್ದಂತಹ ತಪ್ಪಾಗಿತ್ತು. ಆದ್ದರಿಂದಲೇ ಪ್ರಸ್ತುತ ಮೊಕದ್ದಮೆಯ ತೀರ್ಮಾನ ಮಾಡುತ್ತಿರುವಾಗ ಈ ಮೂಲಕ ನನ್ನನ್ನು ಪರೀಕ್ಷಿಸಲಾಗುತ್ತಿದೆ ಎಂದು ತಪ್ಪಿನೆ ಅವರಿಗೆ ಹೊಳೆಯಿತು. ಆದರೆ ಅದು ಕ್ಷಮಿಸಲಾಗದಷ್ಟು ಅಥವಾ ಕ್ಷಮಿಸಲಾದರೂ ತಮ್ಮ ಉನ್ನತ ಪದವಿಯಿಂದ ವಂಚಿತಗೊಳಿಸಲ್ಪಡುವಷ್ಟು ತೀವ್ರ ಸ್ವರೂಪದ ತಪ್ಪಾಗಿರಲಿಲ್ಲ. ತನ್ನಿಮಿತ್ತ ಅವರು ಸಾಷ್ಟಾಂಗವೆರೆಗಿ ಕ್ಷಮೆಯಾಚಿಸಿದಾಗ ಅವರನ್ನು ಕ್ಷಮಿಸಲಾಯಿತು, ಮಾತ್ರವಲ್ಲ ಇಹ-ಪರಗಳಲ್ಲಿ ಅವರಿಗಿದ್ದ ಉನ್ನತ ಸ್ಥಾನಕ್ಕೂ ಯಾವುದೇ ಬಾಧಕ ಉಂಟಾಗಲಿಲ್ಲ ಎಂದು ಅಲ್ಲಾಹನು ಸ್ವತಃ ಸ್ಪಷ್ಟಪಡಿಸುತ್ತಿದ್ದಾನೆ.

27. ನಾವು ಈ ಆಕಾಶವನ್ನೂ ಭೂಮಿಯನ್ನೂ ಅವುಗಳ ನಡುವೆ ಇರುವ ಈ ಜಗತ್ತನ್ನೂ ವೃಥಾ ಸೃಷ್ಟಿಸಲಿಲ್ಲ. ಇದು ಸತ್ಯನಿಷೇಧಿಗಳ ಭ್ರಮೆಯಾಗಿದೆ ಮತ್ತು ಇಂತಹ ಸತ್ಯನಿಷೇಧಿಗಳಿಗೆ ನರಕಾಗ್ನಿಯ ಮೂಲಕ ವಿನಾಶವಿದೆ.

وَمَا خَلَقْنَا السَّمَاءَ وَالْأَرْضَ وَمَا
بَيْنَهُمَا بَاطِلًا ذَٰلِكَ ظَنُّ الَّذِينَ كَفَرُوا
قَوِيلٌ لِّلَّذِينَ كَفَرُوا مِنَ النَّارِ ۝

28. ಸತ್ಯವಿಶ್ವಾಸವಿರಿಸಿ ಸತ್ಯರ್ಮವೆಸಗುವವರನ್ನೂ ಭೂಮಿಯಲ್ಲಿ ಕ್ಷೋಭೆಯನ್ನುಂಟು ಮಾಡುವವರನ್ನೂ ನಾವು ಸಮಾನವಾಗಿಸಬೇಕೇ? ಧರ್ಮನಿಷ್ಠರನ್ನು ನಾವು ಧರ್ಮಭ್ರಷ್ಟರಂತೆ ಮಾಡಬೇಕೇ?

أَمْ نَجْعَلُ الَّذِينَ آمَنُوا وَعَمِلُوا الصَّالِحَاتِ
كَالْمُفْسِدِينَ فِي الْأَرْضِ أَمْ نَجْعَلُ
الْمُتَّقِينَ كَالْفَجَّارِ ۝

29. (ಪ್ರೇಗಂಬರರೇ, ಇದೊಂದು ಅತಿ ಸಮೃದ್ಧವಾದ ಗ್ರಂಥವಾಗಿದ್ದು ಇವರು ಇದರ ಸೂಕ್ತಗಳ ಕುರಿತು ಚಿಂತನೆ ನಡೆಸಲೆಂದು ಮತ್ತು ಬುದ್ಧಿ ಜೀವಿಗಳು ಇದರಿಂದ ಉಪದೇಶ ಪಡೆಯುವಂತಾಗಲೆಂದು ನಾವು ಇದನ್ನು ನಿಮಗೆ ಅವತೀರ್ಣಗೊಳಿಸಿದ್ದೇವೆ.

كُتِبَ لَكَ أَنْزَلْنَاهُ إِلَيْكَ مُبْرَكًا لَّيْسَ بَرُورًا
إِيَّتِهِ وَلِيَتَذَكَّرَ أُولُو الْأَلْبَابِ ۝

30. ನಾವು ದಾವೂದರಿಗೆ ಸುಲೈಮಾನ್(ರಂತಹ ಪುತ್ರ)ರನ್ನು ದಯೆ ಪಾಲಿಸಿದೆವು. (ಅವರು) ಅತ್ಯುತ್ತಮ ದಾಸರು. ತಮ್ಮ ಪ್ರಭುವಿನ ಕಡೆಗೆ ಅತಿ ಹೆಚ್ಚಾಗಿ ಮರಳುವವರು!

وَوَهَبْنَا لِدَاوُدَ سُلَيْمَانَ نِعْمَ الْعَبْدُ
إِنَّهُ أَوَّابٌ ۝

31. ಅದೊಂದು ಸಂದರ್ಭವೂ ಸ್ಮರಣಾರ್ಹವಾಗಿದೆ; ಒಂದು ಸಂಜೆ ಅವರ ಮುಂದೆ ಚಿನ್ನಾಗಿ ಪಳಗಿದ ಕುದುರೆಗಳನ್ನು ತರಲಾದಾಗ,

إِذْ عُرِضَ عَلَيْهِ بِالْعَشِيِّ الصُّفِينُ الْجِيَادُ ۝

32. ಅವರು, "ನಾನು ನನ್ನ ಪ್ರಭುವಿನ ಸ್ಮರಣೆಯ ಕಾರಣಕ್ಕಾಗಿ ಈ ಸೊತ್ತಿನ ಮೇಲೆ ಪ್ರೀತಿಯನ್ನಿರಿಸಿದ್ದೇನೆ" ಎಂದರು. ಆ ಕುದುರೆಗಳು ಕಣ್ಮರೆಯಾದಾಗ,

فَقَالَ إِنِّي أَحْبَبْتُ حُبَّ الْخَيْرِ عَنْ
ذِكْرِ رَبِّي حَتَّى تَوَارَّتْ بِالْحِجَابِ ۝

33. ಅವುಗಳನ್ನು ನನ್ನ ಬಳಿಗೆ ಮರಳಿ ತನ್ನಿರಿ" (ಎಂದು ಅವರು ಅಪ್ಪಣೆ ಕೊಟ್ಟರು). ತರುವಾಯ ಅವುಗಳ ಕಾಲು ಮತ್ತು ಕೊರಳುಗಳ ಮೇಲೆ ಕೈಯಾಡಿಸಿದರು.

رُدُّوهَا عَلَيَّ فَطَفِقَ مَسْحًا بِالسُّوقِ
وَالْأَعْنَاقِ ۝

34. ಮತ್ತು (ನೋಡಿರಿ) ಸುಲೈಮಾನರನ್ನೂ ನಾವು ಪರೀಕ್ಷೆಗೊಳಪಡಿಸಿದೆವು ಮತ್ತು ಅವರ ಪೀಠದ ಮೇಲೆ ಒಂದು ಜಡ ಶರೀರವನ್ನು ತಂದು ಹಾಕಿದೆವು. ಅನಂತರ ಅವರು ಪಶ್ಚಾತ್ತಾಪಪಟ್ಟು ಮರಳಿದರು.

وَلَقَدْ فَتَنَّا سُلَيْمَانَ وَأَلْقَيْنَا عَلَى
كُرْسِيِّهِ جَسَدًا ثُمَّ أَنَابَ ۝

35. ಅವರು ಹೀಗೆಂದರು- "ನನ್ನ ಪ್ರಭೂ, ನನ್ನನ್ನು ಕ್ಷಮಿಸು. ನನ್ನ ಬಳಿಕ ಇನ್ನಾರಿಗೂ ಅರ್ಹವಾಗಿರದಂತಹ ಸಾಮ್ರಾಜ್ಯವನ್ನು ನನಗೆ

قَالَ رَبِّ اغْفِرْ لِي وَهَبْ لِي مُلْكًا لَّا
يَنْبَغِي لِأَحَدٍ مِّنْ بَعْدِي إِنَّكَ

<p>ದಯಪಾಲಿಸು. ನಿಜಕ್ಕೂ ನೀನೇ ನೈಜ ದಾನಿಯಾಗಿರುವೆ."7</p>	<p>أَنْتَ الرَّهَابُ ⑩</p>
<p>36. ಆಗ ನಾವು ಅವರಿಗಾಗಿ ಗಾಳಿಯನ್ನು ನಿಯಂತ್ರಿಸಿಕೊಟ್ಟೆವು. ಅದು ಅವರ ಅಪ್ಪಣೆಯಂತೆ ಅವರು ಇಚ್ಛಿಸಿದ ದಿಕ್ಕಿಗೆ ಮಂದವಾಗಿ ಬೀಸುತ್ತಿತ್ತು -</p>	<p>فَسَخَّرْنَا لَهُ الرِّيحَ تَجْرِي بِأَمْرِهِ رُحَاءً حَيَّثُ أَصَابَ ⑪</p>
<p>37. ಮತ್ತು ಶೈತಾನರನ್ನು ನಿಯಂತ್ರಿಸಿಕೊಟ್ಟೆವು. ಎಲ್ಲ ವಿಧದ ವಾಸ್ತು ಶಿಲ್ಪಿಗಳೂ ಮುಳುಗು ಪ್ರವೀಣರೂ-</p>	<p>وَالشَّيْطِينَ كُلَّ بَنَّائٍ وَخَوَّاصٍ ⑫</p>
<p>38. ಸಂಕೋಲೆಗಳಲ್ಲಿ ಬಿಗಿಯಲ್ಪಟ್ಟ ಇತರರೂ ಇದ್ದರು.</p>	<p>وَآخَرِينَ مُقَرَّنِينَ فِي الْأَصْفَادِ ⑬</p>
<p>39. ನಾವು ಅವರೊಡನೆ, "ಇದು ನಮ್ಮ ಕೊಡುಗೆ, ನೀವಿಚ್ಛಿಸಿದವರಿಗೆ ಕೊಡಲಿಕ್ಕೂ ನೀವಿಚ್ಛಿಸಿದವರಿಗೆ ಕೊಡದಿರಲಿಕ್ಕೂ ನಿಮಗೆ ಅಧಿಕಾರವಿದೆ. ಯಾವ ಲೆಕ್ಕಾಚಾರವೂ ಇಲ್ಲ" ಎಂದು ಹೇಳಿದೆವು.</p>	<p>هَذَا عَطَاؤُنَا فَامْنُنْ أَوْ أَمْسِكْ بَغَيْرِ حِسَابٍ ⑭</p>
<p>40. ನಿಶ್ಚಯವಾಗಿಯೂ ಅವರಿಗಾಗಿ ನಮ್ಮ ಬಳಿ ನಿಕಟ ಸ್ಥಾನವೂ ಉತ್ತಮ ಅಂತಿಮ ನೆಲೆಯೂ ಇದೆ.</p>	<p>وَإِنَّ لَهُ عِنْدَنَا لَزُلْفَىٰ وَحُسْنَ مَآبٍ ⑮</p>
<p>41. ನಮ್ಮ ದಾಸ ಅಯ್ಯೂಬರನ್ನು ಸ್ಮರಿಸಿರಿ. ಶೈತಾನನು ನನ್ನನ್ನು ಕಷ್ಟ ಹಾಗೂ ಯಾತನೆಗೊಳಪಡಿಸಿ ಬಿಟ್ಟಿದ್ದಾನೆಂದು ಅವರು ತಮ್ಮ ಪ್ರಭುವನ್ನು ಪ್ರಾರ್ಥಿಸಿದ ಸಂದರ್ಭ.8</p>	<p>وَإِذْ كُرِعْنَا لِلْأَيْتِمْ إِذْ ينادى رَبُّهُ إِنِّي مَسَّنِيَ الشَّيْطَانُ بِنُصْبٍ وَعَذَابٍ ⑯</p>
<p>7. ಅಲ್ಲಾಹನು ಹ. ದಾವೂದ್(ಅ) ಮತ್ತು ಹ. ಸುಲೈಮಾನ್‌ರಂತಹ(ಅ) ಉನ್ನತ ಪದವಿಯ ಪ್ರವಾದಿಗಳು ಮತ್ತು ಪ್ರೀತಿಪಾತ್ರರಾದ ದಾಸರನ್ನೂ ಪರೀಕ್ಷಿಸದೆ ಬಿಟ್ಟಿಲ್ಲವೆಂದು ತಿಳಿಯಪಡಿಸುವುದು ಇದರ ಉದ್ದೇಶವೆಂದು ವಿವರಣಾಶೈಲಿಯಿಂದ ಸ್ಪಷ್ಟವಾಗುತ್ತದೆ. ಯಾವ ಪರೀಕ್ಷೆಯ ಬಗ್ಗೆ ಇಲ್ಲಿ ಪ್ರಸ್ತಾವಿಸಲಾಗಿದೆಯೋ ಅದರ ಕುರಿತು ವ್ಯಾಖ್ಯಾನಕಾರರಿಗೆ ಒಮ್ಮತಾಭಿಪ್ರಾಯ ಇರುವಂತಹ ಯಾವುದೇ ವಿವರಣೆಗಳಿರುವುದು ನಮಗೆ ತಿಳಿದಿಲ್ಲ. ಇಲ್ಲಿ ಹ. ಸುಲೈಮಾನ್(ಅ), "ನನ್ನ ಪ್ರಭೂ! ನನ್ನನ್ನು ಕ್ಷಮಿಸು, ನನ್ನ ಬಳಿಕ ಇನ್ನಾರಿಗೂ ಅರ್ಹವಾಗಿರದಂತಹ ಸಾಮ್ರಾಜ್ಯವನ್ನು ನನಗೆ ದಯಪಾಲಿಸು" ಎಂದು ಪ್ರಾರ್ಥಿಸಿದ್ದಾರೆ. ಈ ಪ್ರಾರ್ಥನೆಯನ್ನು ಬನೀಇಸ್ರಾಈಲರ ಚರಿತ್ರೆಯ ಬೆಳಕಿನಲ್ಲಿ ಓದಿದರೆ, ಅವರ ಮನಸ್ಸಿನಲ್ಲಿ ಅವರ ನಂತರ ಅವರ ಮಗ ಉತ್ತರಾಧಿಕಾರಿಯಾಗಬೇಕು, ಆಡಳಿತ ನಿರ್ವಹಣೆ ಅವರ ಸಂತತಿಯಲ್ಲೇ ಮುಂದುವರಿಯಬೇಕು ಎಂಬ ಇಚ್ಛೆ ಪ್ರಾಯಶಃ ಇತ್ತೆಂದು ಭಾಸವಾಗುತ್ತದೆ. ಇದನ್ನೇ ಅಲ್ಲಾಹನು ಅವರ ಪಾಲಿನ ಪರೀಕ್ಷೆ ಎಂದು ಹೇಳಿದ್ದಾನೆ. ಅವರ ಉತ್ತರಾಧಿಕಾರಿ 'ರುಹುಬ್‌ಆಮ್' ಓರ್ವ ಅಯೋಗ್ಯ ಯುವಕನಾಗಿ ಬೆಳೆದಾಗ ಅವರು ಈ ಬಗ್ಗೆ ಎಚ್ಚರಗೊಂಡರು. ದಾವೂದ್ ಮತ್ತು ಸುಲೈಮಾನ್‌ರ(ಅ) ಸಾಮ್ರಾಜ್ಯವನ್ನು ನಾಲ್ಕು ದಿನವೂ ಸರಿಯಾಗಿ ನಿಯಂತ್ರಿಸಲಾಗದಂತಹ ಲಕ್ಷಣಗಳು ಅವನಲ್ಲಿ ಕಂಡು ಬಂದಿದ್ದವು. 'ಅವರ ಪೀಠದ ಮೇಲೆ ಒಂದು ಜಡ ದೇಹವನ್ನು ತಂದು ಹಾಕಲಾಯಿತು' ಎಂಬುದರ ಅರ್ಥ ಪ್ರಾಯಶಃ ಯಾವ ಪುತ್ರನನ್ನು ಅವರು ತಮ್ಮ ಕುರ್ಚಿಯಲ್ಲಿ ಕುಳಿರಿಸ ಬಯಸಿದ್ದರೋ ಅವನು ಮಹಾ ಅಯೋಗ್ಯನಾಗಿದ್ದನು ಎಂದೇ ಆಗಿರಬಹುದು.</p>	
<p>8. ಇದರ ಅರ್ಥ ಪಿತಾಚಿಯು ನನ್ನನ್ನು ರೋಗಕ್ಕೀಡು ಮಾಡಿದೆ ಮತ್ತು ನನ್ನ ಮೇಲೆ ಸಂಕಷ್ಟವನ್ನು ಇಳಿಸಿದೆ ಎಂದಲ್ಲ. ಇದರ ನಿಜವಾದ ಅರ್ಥವೇನೆಂದರೆ ರೋಗದ ತೀವ್ರತೆ, ಸಂಪತ್ತಿನ ನಷ್ಟ ಮತ್ತು ಬಂಧುಬಳಗದವರ ಅಗಲಿಕೆಗಳೆಲ್ಲದಕ್ಕಿಂತಲೂ ಮಿಗಿಲಾಗಿ ಪಿತಾಚಿಯ ಪ್ರಲೋಭನೆಗಳು ನನ್ನನ್ನು ದಂಗುಪಡಿಸಿದೆ, ಇಂತಹ ಪರಿಸ್ಥಿತಿಯಲ್ಲಿ ಅದು ನನ್ನನ್ನು ಪ್ರಭುವಿನ ಬಗ್ಗೆ ನಿರಾಶ ತಾಳುವಂತೆ ಮಾಡಲು ಪ್ರಯತ್ನಿಸುತ್ತಿದೆ, ನನ್ನನ್ನು ಪ್ರಭುವಿನ ಬಗ್ಗೆ ಕೃತಘ್ನತೆ ತೋರುವವನಾಗಿ ಮಾಡಬಯಸುತ್ತಿದೆ, ನಾನು ತಾಳ್ಮೆಯನ್ನು ಕೈಬಿಡಬೇಕೆಂದು ಅದು ಹೊಂಚುಹಾಕುತ್ತಿದೆ.</p>	

42. "ನಿಮ್ಮ ಕಾಲನ್ನು ನೆಲಕ್ಕೆ ಬಡಿಯಿರಿ" (ಎಂದು ನಾವು ಆಜ್ಞಾಪಿಸಿದೆವು). ಇದೋ ತಣ್ಣೀರು, ಸ್ನಾನಕ್ಕಾಗಿ ಮತ್ತು ಕುಡಿಯಲಿಕ್ಕಾಗಿ.
43. ನಾವು ಅವರಿಗೆ ಅವರ ಮನೆಯವರನ್ನು ಮರಳಿ ಕೊಟ್ಟೆವು ಮತ್ತು ಅದರೊಂದಿಗೆ ಪುನಃ ಅಷ್ಟನ್ನೇ ಕೊಟ್ಟೆವು. ಇದು ನಮ್ಮ ವತಿಯಿಂದ ಕರುಣೆಯ ರೂಪದಲ್ಲಿ ಮತ್ತು ಬುದ್ಧಿಜೀವಿಗಳಿಗೆ ಪಾಠವಾಗಿ ನೀಡಿದುದಾಗಿತ್ತು.
44. (ನಾವು ಅವರೊಡನೆ ಹೀಗೆ ಹೇಳಿದೆವು) "ಹುಲ್ಲುಕಡ್ಡಿಗಳ ಒಂದು ಸೂಡಿಯನ್ನು ತೆಗೆದುಕೊಳ್ಳಿರಿ, ಅದರಿಂದ ಹೊಡೆಯಿರಿ ಮತ್ತು ನಿಮ್ಮ ಶಪಥವನ್ನು ಮುರಿಯಬೇಡಿರಿ." ನಾವು ಅವರನ್ನು ಸಹನೆಯುಳ್ಳವರಾಗಿ ಕಂಡೆವು. (ಅವರು) ಅತ್ಯುತ್ತಮ ದಾಸರು. ತಮ್ಮ ಪ್ರಭುವಿನ ಕಡೆಗೆ ಬಹಳಷ್ಟು ಮರಳುವವರು.
45. ನಮ್ಮ ದಾಸರಾದ ಇಬ್ನಾಹೀಮ್, ಇಸ್ಹಾಕ್ ಮತ್ತು ಯಲ್ಕೂಬರನ್ನು ಸ್ಮರಿಸಿರಿ. ಅವರು ಮಹಾ ಕರ್ಮಸಾಮರ್ಥ್ಯವಿರುವವರೂ ದೂರದೃಷ್ಟಿಯುಳ್ಳವರೂ ಆಗಿದ್ದರು.
46. ನಾವು ಅವರನ್ನು ಒಂದು ವಿಶಿಷ್ಟ ಗುಣದಿಂದಾಗಿ ಪುನೀತರಾಗಿ ಮಾಡಿದೆವು. ಅದು ಪರಲೋಕ ಗೃಹದ ಸ್ಮರಣೆಯಾಗಿತ್ತು.
47. ನಿಶ್ಚಯವಾಗಿಯೂ ಅವರು ನಮ್ಮ ಬಳಿ ಆಯ್ದು ಸಜ್ಜನರಲ್ಲಿ ಗಣಿಸಲ್ಪಡುತ್ತಾರೆ.
48. ಮತ್ತು ಇಸ್ಮಾಈಲ್‌ರನ್ನೂ ಅಲಾಯಸಅರನ್ನೂ ದುಲ್‌ಕಿಫ್ಲರನ್ನೂ ಸ್ಮರಿಸಿರಿ. ಇವರೆಲ್ಲರೂ ಸಜ್ಜನರಲ್ಲಾಗಿದ್ದರು.

أَمْ كُنْزٌ بِرَجْلِكَ هَذَا مُعْتَسَلٌ
بِأَرْبُؤٍ وَشَرَابٌ ۝

وَوَهَبْنَا لَهُ أَهْلَهُ وَمِثْلَهُم مَّمَّهُمْ
رَحْمَةً مِنَّا وَذِكْرَى لَأُولِي الْأَلْبَابِ ۝

وَخُذْ بِيَدِكَ ضِعْفًا فَاصْرِبْ ۝
وَلَا تَحْنُتْ ۝ إِنَّا وَجَدْنَاهُ صَابِرًا ۝
نِعْمَ الْعَبْدُ ۝ إِنَّكَ أَتَابٌ ۝

وَادْكُرْ عَبْدَنَا إِبْرَاهِيمَ وَاسْحَقَ
وَيَعْقُوبَ ۝ أُولِي الْأَيْدِي وَالْأَبْصَارِ ۝

إِنَّا أَخْلَصْنَاهُمْ بِخَالِصَةٍ ذِكْرَى الدَّارِ ۝

وَأَنَّهُمْ عِنْدَنَا لَمِنَ الْمُصْطَفَيْنَ الْأَخْيَارِ ۝

وَادْكُرْ إِسْعَاقَ وَدَا الْكَيْفَ ۝
وَكَوْنٌ مِّنَ الْأَخْيَارِ ۝

9. ಹ. ಅಯ್ಯೂಬ್(ಅ) ರೋಗದ ಅವಸ್ಥೆಯಲ್ಲಿ ಅಸಮಾಧಾನದಿಂದ ಯಾರಿಗೋ ಹೊಡೆಯುವ ಶಪಥ ಮಾಡಿದ್ದರೆಂದು ಈ ಪದಗಳನ್ನು ಗಮನಿಸಿದಾಗ ಸ್ಪಷ್ಟವಾಗುತ್ತದೆ. (ಅವರು ಪತ್ನಿಯನ್ನು ಹೊಡೆಯುವ ಶಪಥ ಹೂಡಿದ್ದರೆಂದು ವರದಿಗಳಲ್ಲಿದೆ) 'ನಿನಗೆ ಇಂತಿಷ್ಟು ಕೊರಡೆಯೇಟುಗಳನ್ನು ಬಾರಿಸುತ್ತೇನೆ' ಎಂದು ಅವರು ಶಪಥ ಹೂಡಿದ್ದರು. ಅಲ್ಲಾಹನು ಅವರಿಗೆ ಪೂರ್ಣ ಆರೋಗ್ಯವನ್ನು ದಯಪಾಲಿಸಿ, ರೋಗಾವಸ್ಥೆಯ ಸಿಟ್ಟು ದೂರವಾದಾಗ ಅವರು ಉಭಯ ಸಂಕಟಕ್ಕೆ ಸಿಲುಕಿದರು. ಶಪಥವನ್ನು ಈಡೇರಿಸಿದರೆ ಅನ್ಯಾಯವಾಗಿ ನಿರ್ದೋಷಿಯೊಬ್ಬರಿಗೆ ಧಳಿಸ ಬೇಕಾಗುತ್ತದೆ. ಶಪಥವನ್ನು ಮುರಿದರೆ ಒಂದು ಪಾಪವನ್ನೆಸಗಿದಂತಾಗುತ್ತದೆ. ಈ ಉಭಯ ಸಂಕಟದಿಂದ ಅವರನ್ನು ಪಾರು ಮಾಡಲಿಕ್ಕಾಗಿ ಅಲ್ಲಾಹನು ಹೀಗೆ ಆಜ್ಞಾಪಿಸಿದನು, "ಒಂದು ಹಿಡಿಸೂಡಿಯನ್ನು ತೆಗೆದುಕೊಳ್ಳಿರಿ. ಅದರಲ್ಲಿ ನೀವು ಎಷ್ಟು ಕೊರಡೆಯೇಟುಗಳನ್ನು ಬಾರಿಸ ಬೇಕೆಂದಿದ್ದಿರೋ ಅಷ್ಟೇ ಕಡ್ಡಿಗಳಿರಲಿ. ಅದರ ಮೂಲಕ ನೀವು ಹೊಡೆಯಬಯಸಿರುವ ವ್ಯಕ್ತಿಗೆ ಒಂದು ಏಟು ಕೊಡಿರಿ. ಈ ರೀತಿ ನಿಮ್ಮ ಶಪಥವೂ ಈಡೇರುತ್ತದೆ ಮತ್ತು ಅವನು ಅನ್ಯಾಯವಾಗಿ ಕಷ್ಟಕ್ಕೀಡಾಗುವುದೂ ತಪ್ಪುತ್ತದೆ."

49. ಇದೊಂದು ಬೋಧನೆಯಾಗಿತ್ತು. (ಇನ್ನು ಕೇಳಿರಿ) ಧರ್ಮನಿಷ್ಠರಿಗಾಗಿ ನಿಶ್ಚಯವಾಗಿಯೂ ಅತ್ಯುತ್ತಮ ನಿವಾಸವಿದೆ. هَذَا ذِكْرٌ وَإِلَى الْمُنْتَقِينَ لِحُسْنِ مَا بٍ ④
50. ಶಾಶ್ವತವಾದ ಸ್ವರ್ಗೋದ್ಯಾನಗಳಿದ್ದು ಅವುಗಳ ಕದಗಳು ಅವರ ಪಾಲಿಗೆ ತೆರೆದಿರುವುವು. جَنَّاتٍ عَدْنٍ مُمْتَحَنَةٌ لَهُمُ الْأَبْوَابُ ⑤
51. ಅವರು ಅವುಗಳಲ್ಲಿ ದಿಂಬುಗಳಿಗೆ ಬರಗಿ ಕುಳಿತಿರುವರು. ಹೇರಳ ಫಲಗಳನ್ನೂ ಪಾನೀಯಗಳನ್ನೂ ತರಿಸುತ್ತಿರುವರು- مُتَكِبِينَ فِيهَا يُدْعُونَ فِيهَا بِفَاكِهَةٍ كَثِيرَةٍ وَشَرَابٍ ⑥
52. ಮತ್ತು ಅವರ ಬಳಿ ಲಜ್ಜಾಶೀಲೆಯರಾದ ಸಮವಯಸ್ಕ ಸ್ತ್ರೀಯಿರು ವರು. وَعِنْدَهُمْ قُضِرَتِ الْأَعْيُنُ الرَّابِيَةُ ⑦
53. ಇವೆಲ್ಲ, ವಿಚಾರಣೆಯ ದಿನ ನಿಮಗೆ ನೀಡಲಾಗುವುದೆಂದು ವಾಗ್ದಾನ ಮಾಡಲಾಗುತ್ತಿರುವ ವಸ್ತುಗಳು. هَذَا مَا تُوْعَدُونَ لِيَوْمِ الْحِسَابِ ⑧
54. ಇದು ನಮ್ಮ ಕೊಡುಗೆಯಾಗಿದ್ದು, ಇದಕ್ಕೆ ಎಂದೂ ಅಳಿವಿಲ್ಲ. إِنَّ هَذَا لَرِزْقُنَا مَا لَهُ مِنْ تَفَادٍ ⑨
55. ಇದಂತು ಧರ್ಮನಿಷ್ಠರ ಅಂತಿಮ ಪರಿಣಾಮವಾಯಿತು. (ಅತ್ತ) ವಿದ್ರೋಹಿಗಳಿಗೆ ಅತ್ಯಂತ ನಿಕೃಷ್ಟ ನಿವಾಸವಿದೆ. هَذَا وَإِنَّ لِلظَّالِمِينَ لَشَرَّ مَا بٍ ⑩
56. ನರಕ, ಅದರಲ್ಲಿ ಅವರು ಸುಟ್ಟು ಹೋಗುವರು. ಅತ್ಯಂತ ಕೆಟ್ಟ ನಿವಾಸ. جَهَنَّمَ يَصْلَوْنَهَا فَيَسْسُ إِلَيْهَا ⑪
57. ಇದು ಅವರಿಗಾಗಿದೆ. ಆದುದರಿಂದ ಅವರು ಕುದಿಯುತ್ತಿರುವ ನೀರು, ಕೀವು, ರಕ್ತ ಮತ್ತು ಇಂತಹದೇ- هَذَا الْقَيْدُ وَقُوَّةٌ حَيِّمٌ وَعَسَائِي ⑫
58. ಇತರ ಕಹಿಗಳ ರುಚಿಯನ್ನು ಸವಿಯಲಿ. وَآخِرٌ مِنْ شَكْلِهِ أَنْزَلْنَا ⑬
59. (ತಮ್ಮ ಅನುಯಾಯಿಗಳು ನರಕದ ಕಡೆಗೆ ಬರುತ್ತಿರುವುದನ್ನು ಕಂಡು ಅವರು ಪರಸ್ಪರ ಹೀಗೆ ಹೇಳುವರು;) "ಇದೊಂದು ಸೈನ್ಯವು ನಿಮ್ಮ ಬಳಿಗೆ ನುಗ್ಗಿ ಬರುತ್ತಿದೆ. ಇವರಿಗಾಗಿ ಯಾವ ಸ್ವಾಗತವೂ ಇಲ್ಲ. ಇವರು ಅಗ್ನಿಯಲ್ಲಿ ಸುಡಲ್ಪಡುವವರಾಗಿದ್ದಾರೆ." هَذَا فَوْجٌ مُقْتَحِمٌ مَعَكُمْ لَا مَرْحَبًا بِهِمْ إِنَّهُمْ صَالُوا النَّارَ ⑭
60. ಆಗ ಅವರು ಇವರಿಗೆ (ಹೀಗೆ) ಉತ್ತರ ಕೊಡುವರು; "ಅಲ್ಲ, ವಾಸ್ತವದಲ್ಲಿ ನೀವೇ ಸುಟ್ಟು ಹೋಗುತ್ತಿರುವಿರಿ. ಯಾವ ಸ್ವಾಗತವೂ ನಿಮಗಾಗಿ ಇಲ್ಲ. ನಮ್ಮ ಮುಂದೆ ಈ ದುರ್ಗತಿಯನ್ನು ತಂದವರು ನೀವೇ ತಾನೇ? ಈ ನಿವಾಸವು ಎಷ್ಟೊಂದು ನಿಕೃಷ್ಟವಾಗಿದೆ!" قَالُوا بَلْ أَنْتُمْ لَأَمْرَحِبًا بِكُمْ أَنْتُمْ قَدْ مَتَّوْهُ لَنَا فَيَسْسُ الْقَرَارُ ⑮

61. ತರುವಾಯ ಅವರು, "ನಮ್ಮ ಪ್ರಭೂ, ಯಾರು ನಮಗೆ ಈ ದುರ್ಗತಿಯನ್ನೊದಗಿಸುವ ವ್ಯವಸ್ಥೆ ಮಾಡಿದನೋ ಅವನಿಗೆ ನರಕದ ಇಮ್ಮಡಿ ಯಾತನೆ ಕೊಡು" ಎಂದು ಹೇಳುವರು. قَالُوا رَبَّنَا مَنْ قَدَّمَ لَنَا هَذَا فَزِدْهُ عَذَابًا ضِعْفًا فِي النَّارِ ﴿٦١﴾
62. ಮತ್ತು ಅವರು ಪರಸ್ಪರ ಹೀಗೆ ಹೇಳುವರು- "ನಾವು ಭೂಲೋಕದಲ್ಲಿ ಕೆಟ್ಟವರೆಂದು ಭಾವಿಸುತ್ತಿದ್ದವರು ಇಲ್ಲೆಲ್ಲೂ ನಮಗೆ ತೋರದಿರಲು ಕಾರಣವೇನು? وَقَالُوا مَا لَنَا لَا نَرَى رِجَالًا كُنَّا نَعُدُّهُمْ مِّنَ الْأَشْرَارِ ﴿٦٢﴾
63. ನಾವು ಅವರನ್ನು ವೃಥಾ ಅಪಹಾಸ್ಯ ಮಾಡುತ್ತಿದ್ದೆವೋ ಅಥವಾ ಅವರು ಎಲ್ಲಿಯಾದರೂ ಕಣ್ಮರೆಯಾಗಿರುವರೋ?" أَتَخَذْنَا لَهُمْ سِحْرِيًّا أَمْ كَرِهَتْ عَنَّهُمُ الْأَبْصَارُ ﴿٦٣﴾
64. ನಿಶ್ಚಯವಾಗಿಯೂ ಇದು ಸತ್ಯ. ನರಕವಾಸಿಗಳಲ್ಲಿ ಇದೇ ತರದ ಕಲಹಗಳಾಗಲಿಕ್ಕಿವೆ. إِنَّ ذَٰلِكَ لَحَقٌّ تَخَاصُمُ أَهْلِ النَّارِ ﴿٦٤﴾
65. (ವೈಗಂಬರರೇ) ಇವರೊಡನೆ ಹೇಳಿರಿ, ನಾನು ಕೇವಲ ಎಚ್ಚರಿಕೆ ಕೊಡುವವನು. ಏಕಮಾತ್ರನೂ ಅಜೇಯನೂ ಆಗಿರುವ ಅಲ್ಲಾಹನ ಹೊರತು ಇತರ ಯಥಾರ್ಥ ಆರಾಧ್ಯರಿಲ್ಲ. قُلْ إِنَّمَا أَنَا مُذَكِّرٌ وَمَا مِنْ إِلَهٍ إِلَّا اللَّهُ الْوَاحِدُ الْقَهَّارُ ﴿٦٥﴾
66. ಅವನು ಭೂಮಿ- ಆಕಾಶಗಳ ಹಾಗೂ ಅವುಗಳ ನಡುವೆ ಇರುವ ಸಕಲ ವಸ್ತುಗಳ ಒಡೆಯನೂ ಪ್ರಬಲನೂ ಅತ್ಯಂತ ಕ್ಷಮಾ ಶೀಲನೂ ಆಗಿರುತ್ತಾನೆ. رَبُّ السَّمَوَاتِ وَالْأَرْضِ وَمَا بَيْنَهُمَا الْعَزِيزُ الْغَفَّارُ ﴿٦٦﴾
67. ಇವರೊಡನೆ ಹೇಳಿರಿ- ಇದೊಂದು ದೊಡ್ಡ ಸುದ್ದಿ- قُلْ هُوَ نَبَأٌ عَظِيمٌ ﴿٦٧﴾
68. ಇದನ್ನು ಕೇಳಿ ನೀವು ವಿಮುಖರಾಗುತ್ತೀರಿ. أَنْتُمْ عَنْهُ مُعْرِضُونَ ﴿٦٨﴾
69. 'ಮಲಇಲ್ ಅಲ್‌ಲಾ'(ಸರ್ವೋನ್ನತ ದರಬಾರ)ದಲ್ಲಿ ವಾದ ವಿವಾದ ಗಳಾಗುತ್ತಿರುವಾಗಿನ ಸುದ್ದಿ ನನಗೆ ತಿಳಿದಿರಲೇ ಇಲ್ಲ. مَا كَانَ لِي مِنْ عِلْمٍ بِاللَّائِكِ إِلَّا عَلَيَّ إِذْ يَخْتَصِمُونَ ﴿٦٩﴾
70. ನಾನು ಸುಸ್ಪಷ್ಟ ಎಚ್ಚರಿಕೆ ಕೊಡುವವನಾಗಿರುವುದರಿಂದ ಮಾತ್ರ ನನಗೆ 'ದಿವ್ಯವಾಣಿ' ಮೂಲಕ ಈ ವಿಷಯಗಳನ್ನು ತಿಳಿಸಲಾಗುತ್ತದೆ." إِنْ يُؤْمِنُ إِلَىٰ إِلَّا أَنَّمَا أَنَا نَذِيرٌ مُّبِينٌ ﴿٧٠﴾

71. ನಿಮ್ಮ ಪ್ರಭು ದೇವಚರರೊಡನೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ; "ನಾನು ಮಣ್ಣಿನಿಂದ ಒಬ್ಬ ಮಾನವನನ್ನು ಸೃಷ್ಟಿಸುವವನಿದ್ದೇನೆ.

إِذْ قَالَ رَبُّكَ لِلْمَلَكَةِ إِنِّي خَالِقٌ
بَشَرًا مِّنْ طِينٍ ﴿٧١﴾

72. ತರುವಾಯ ನಾನು ಅವನನ್ನು ಪೂರ್ಣವಾಗಿ ನಿರ್ಮಿಸಿದಾಗ ಮತ್ತು ಅವನೊಳಗೆ ನನ್ನ ಆತ್ಮವನ್ನು ಊದಿದಾಗ, ನೀವು ಅವನ ಮುಂದೆ ಸಾಷ್ಟಾಂಗವೆರಗಿ ಬಿಡಿರಿ."

فَإِذَا سَوَّيْتُهُ وَنَفَخْتُ فِيهِ مِنْ
رُّوحِي فَقَعُوا لَهُ سَاجِدِينَ ﴿٧٢﴾

73. ಈ ಆಜ್ಞೆಯ ಪ್ರಕಾರ ದೇವಚರರೆಲ್ಲರೂ ಸಾಷ್ಟಾಂಗವೆರಗಿದರು-

فَسَجَدَ الْمَلَائِكَةُ كُلُّهُمْ أَجْمَعُونَ ﴿٧٣﴾

74. ಆದರೆ ಇಬ್ಲೀಸನು ತನ್ನ ದೊಡ್ಡಸ್ತಿಕೆಯ ಅಹಂಭಾವ ಪ್ರಕಟಿಸಿದನು ಮತ್ತು ಅವನು ಸತ್ಯನಿಷೇಧಿಗಳಲ್ಲಾಗಿ ಬಿಟ್ಟನು.

إِلَّا إِبْلِيسَ اسْتَكْبَرَ وَكَانَ
مِنَ الْكَافِرِينَ ﴿٧٤﴾

75. ಆಗ ಅಲ್ಲಾಹನು, "ಇಬ್ಲೀಸಾ! ನಾನು ನನ್ನೆರಡೂ ಕೈಗಳಿಂದ ನಿರ್ಮಿಸಿದಂತಹವನ ಮುಂದೆ ಸಾಷ್ಟಾಂಗವೆರಗುವುದರಿಂದ ಯಾವ ವಸ್ತು ನಿನ್ನನ್ನು ತಡೆಯಿತು? ನೀನು ಅಹಂಭಾವ ತೋರಿಸುವೆಯಾ? ಅಥವಾ ನೀನೇ ಉನ್ನತ ಮಟ್ಟದವರಲ್ಲಾಗಿರುವೆಯಾ?" ಎಂದು ಕೇಳಿದನು.

قَالَ يَا بَلِيسُ مَا مَنَعَكَ أَنْ تَسْجُدَ
لِمَا خَلَقْتُ بِيدَيَّ أَأنتَ كَبَّرْتَ
أَمْ كُنتَ مِنَ الْعَالِينَ ﴿٧٥﴾

76. ಅವನು ಹೀಗೆ ಉತ್ತರ ಕೊಟ್ಟನು; "ನಾನು ಇವನಿಗಿಂತ ಶ್ರೇಷ್ಠನು, ನೀನು ನನ್ನನ್ನು ಅಗ್ನಿಯಿಂದ ಮತ್ತು ಇವನನ್ನು ಮಣ್ಣಿನಿಂದ ಸೃಷ್ಟಿಸಿರುವೆ."

قَالَ أَنَا خَيْرٌ مِنْهُ خَلَقْتَنِي مِنْ
نَّارٍ وَخَلَقْتَهُ مِنْ طِينٍ ﴿٧٦﴾

77. ಆಗ (ಅಲ್ಲಾಹನು) ಹೇಳಿದನು, "ಸರಿ, ಹಾಗಾದರೆ ಇಲ್ಲಿಂದ ತೊಲಗು. ನೀನು ಧಿಕ್ಕರಿಸಲ್ಪಟ್ಟವನು.

قَالَ فَاخْرُجْ مِنْهَا فَإِنَّكَ رَجِيمٌ ﴿٧٧﴾

78. ನಿರ್ಣಾಯಕ ದಿನದ ವರೆಗೂ ನಿನ್ನ ಮೇಲೆ ನನ್ನ ಅಭಿಶಾಪವಿದೆ."

وَإِنَّ عَلَيْكَ لعَذَابِي إِلَى يَوْمِ الدِّينِ ﴿٧٨﴾

79. ಆಗ ಅವನು, "ಪ್ರಭೂ, ಹಾಗಿದ್ದರೆ ಈ ಜನರು ಪುನಃ ಎಬ್ಬಿಸಲ್ಪಡುವ ವರೆಗೆ ನನಗೆ ಕಾಲಾವಕಾಶ ಕೊಟ್ಟು ಬಿಡು" ಎಂದನು.

قَالَ رَبِّ فَأَنْظِرْنِي إِلَى يَوْمِ يُبْعَثُونَ ﴿٧٩﴾


80. ಆಗ ಅಲ್ಲಾಹನು ಹೇಳಿದನು, "ಸರಿ, ನಿನಗೆ ಸಮಯಾವಕಾಶವಿದೆ-

قَالَ فَإِنَّكَ مِنَ الْمُنظَرِينَ ﴿٨٠﴾

81. ನನಗೆ ತಿಳಿದಿರುವಂತಹ ಆ ದಿನದ ವರೆಗೆ."

إِلَى يَوْمِ الْوَقْتِ الْمَعْلُومِ ﴿٨١﴾

82. ಆಗ ಅವನು ಹೇಳಿದನು, "ನಿನ್ನ ಪ್ರತಿಷ್ಠೆಯಾಣೆ! ಅವರೆಲ್ಲರನ್ನು ನಾನು ಖಂಡಿತವಾಗಿಯೂ ದಾರಿಗೆಡಿಸಿ ಬಿಡುವೆನು-
 قَالَ فَبِعَدَّتِكَ لَا غُورِيَهُمْ أَجْمَعِينَ ﴿٨٢﴾
83. ನೀನು ಆರಿಸಿಕೊಂಡಿರುವ ನಿನ್ನ ದಾಸರ ಹೊರತು".
 إِلَّا عِبَادَكَ مِنْهُمْ الْمُخْلِصِينَ ﴿٨٣﴾
84. "ಇದು ಸತ್ಯವಾಗಿದೆ ಮತ್ತು ನಾನು ಸತ್ಯವನ್ನೇ ಹೇಳುತ್ತೇನೆ" ಎಂದನು.
 قَالَ فَالْحَقُّ وَالْحَقُّ أَقْوَمُ ﴿٨٤﴾
85. ಆಗ ಅಲ್ಲಾಹನು ಹೇಳಿದನು, "ನಾನು ನರಕವನ್ನು ನಿನ್ನಿಂದಲೂ ನಿನ್ನನ್ನು ಅನುಸರಿಸುವ ಸಕಲ ಮಾನವರಿಂದಲೂ ತುಂಬಿಸಿ ಬಿಡುವೆನು."
 لَا مُمْسِكِينَ جَهَنَّمَ مِنْكَ وَمِمَّنْ تَبِعَكَ مِنْهُمْ أَجْمَعِينَ ﴿٨٥﴾
86. (ಸಂದೇಶವಾಹಕರೇ) ಇವರೊಡನೆ ಹೇಳಿರಿ; "ನಾನು ಈ ಸತ್ಯ ಪ್ರಚಾರಕ್ಕಾಗಿ ನಿಮ್ಮಿಂದ ಯಾವ ಪ್ರತಿಫಲವನ್ನೂ ಕೇಳುವುದಿಲ್ಲ. ನಾನು ಡಂಬಾಚಾರಿಗಳ ಪಾಲಿಗೆ ಸೇರಿದವನೂ ಅಲ್ಲ.
 قُلْ مَا أَسْأَلُكُمْ عَلَيْهِ مِنْ أَجْرٍ
 وَمَا أَنَا مِنَ الْمُتَكَلِّفِينَ ﴿٨٦﴾
87. ಇದು ಸಕಲ ಲೋಕದವರಿಗಾಗಿ ಒಂದು ಉಪದೇಶವಾಗಿರುತ್ತದೆ.
 إِنَّ هُوَ إِلَّا ذِكْرٌ لِلْعَالَمِينَ ﴿٨٧﴾
88. ಮತ್ತು ಸ್ವಲ್ಪವೇ ಕಾಲ ಕಳೆದಾಗ ನಿಮಗೆ ಇದರ ವಾಸ್ತವಿಕತೆಯು ತಾನಾಗಿಯೇ ತಿಳಿಯುವುದು."
 وَتَعَلَّمْنَ نَبَاهَ بَعْدَ حِينٍ ﴿٨٨﴾



39. ಅರ್ದು ಮರ್

(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಈ ಗ್ರಂಥದ ಅವತೀರ್ಣವು ಪ್ರಬಲನೂ ಯುಕ್ತಿಪೂರ್ಣನೂ ಆದ ಅಲ್ಲಾಹನ ಕಡೆಯಿಂದಾಗಿರುತ್ತದೆ.
2. (ಸಂದೇಶವಾಹಕರೇ) ಈ ಗ್ರಂಥವನ್ನು ನಾವು ನಿಮ್ಮ ಕಡೆಗೆ ಪರಮ ಸತ್ಯವಾಗಿ ಅವತೀರ್ಣಗೊಳಿಸಿರುತ್ತೇವೆ. ಆದುದರಿಂದ ನೀವು ಧರ್ಮವನ್ನು ಅಲ್ಲಾಹನಿಗಾಗಿಯೇ ಮೀಸಲಿರಿಸುತ್ತ ಅವನ ದಾಸ್ಯವನ್ನೇ ಮಾಡಿರಿ.
3. ಎಚ್ಚರಿಕೆ! ಧರ್ಮವು ನಿಷ್ಕಳಂಕವಾಗಿ ಕೇವಲ ಅಲ್ಲಾಹನ ಹಕ್ಕಾಗಿದೆ. ಇನ್ನು ಅವನ ಹೊರತು ಇತರರನ್ನು ರಕ್ಷಕ ಮಿತ್ರರಾಗಿ ಮಾಡಿ ಕೊಂಡವರ ವಿಷಯ- "ಅವರು ನಮ್ಮನ್ನು ಅಲ್ಲಾಹನಿಗೆ ನಿಕಟ ಗೊಳಿಸಲಿಕ್ಕಾಗಿ ಮಾತ್ರ ನಾವು ಅವರ ಆರಾಧನೆ ಮಾಡುತ್ತೇವೆ" (ಎಂದು ಅವರು ವಾದಿಸುತ್ತಾರೆ.) ಖಂಡಿತವಾಗಿಯೂ ಅಲ್ಲಾಹನು ಅವರು ಭಿನ್ನತೆ ತೋರಿದ ಎಲ್ಲ ವಿಷಯಗಳ ತೀರ್ಮಾನ ಮಾಡಿ ಬಿಡುವನು. ಸುಳ್ಳುಗಾರನೂ ಸತ್ಯನಿಷೇಧಿಯೂ ಆಗಿರುವಂತಹವನಿಗೆ ಅಲ್ಲಾಹನು ಸನ್ಮಾರ್ಗದರ್ಶನವೀಯುವುದಿಲ್ಲ.
4. ಅಲ್ಲಾಹನು ಯಾರನ್ನಾದರೂ ಪುತ್ರನಾಗಿ ಮಾಡಿಕೊಳ್ಳಲು ಇಚ್ಛಿಸುತ್ತಿದ್ದರೆ, ತನ್ನ ಸೃಷ್ಟಿಯಲ್ಲಿ ತಾನಿಚ್ಛಿಸಿದವರನ್ನು ಪುನೀತನಾಗಿ ಮಾಡಿಕೊಳ್ಳುತ್ತಿದ್ದನು. ಅವನು(ಪುತ್ರನನ್ನಿರಿಸಿಕೊಳ್ಳುವುದರಿಂದ) ಪರಿಶುದ್ಧನಾಗಿರುತ್ತಾನೆ. ಅವನು ಅಲ್ಲಾಹನು, ಏಕೈಕನು ಮತ್ತು ಎಲ್ಲರ ಮೇಲೆ ಪ್ರಾಬಲ್ಯವುಳ್ಳವನು.
5. ಅವನು ಭೂಮಿ-ಆಕಾಶಗಳನ್ನು ಸತ್ಯಪೂರ್ಣವಾಗಿ ಸೃಷ್ಟಿಸಿರುವನು.



بِسْمِ اللَّهِ الرَّحْمَنِ الرَّحِيمِ

تَنْزِيلُ الْكِتَابِ مِنَ اللَّهِ الْعَزِيزِ الْحَكِيمِ

إِنَّا أَنْزَلْنَا إِلَيْكَ الْكِتَابَ بِالْحَقِّ
فَاعْبُدِ اللَّهَ مُخْلِصًا لَهُ الدِّينَ

إِلَّا لِلَّهِ الدِّينُ الْخَالِصُ وَالَّذِينَ
اتَّخَذُوا مِنْ دُونِهِ أَوْلِيَاءَ مَا نَعْبُدُهُمْ
إِلَّا لِيُقَرِّبُونَا إِلَى اللَّهِ زُلْفَى إِنَّ اللَّهَ
يَحْكُمُ بَيْنَهُمْ فِي مَا هُمْ فِيهِ يَخْتَلِفُونَ
إِنَّ اللَّهَ لَا يَهْدِي مَنْ هُوَ كَاذِبٌ كَفَّارٌ

لَوْ أَرَادَ اللَّهُ أَنْ يَتَّخِذَ وَلَدًا لَاصْطَفَى
مِمَّا يَخْلُقُ مَا يَشَاءُ لَسُبِّحْنَاهُ هُوَ اللَّهُ
الْوَاحِدُ الْقَهَّارُ

خَلَقَ السَّمَوَاتِ وَالْأَرْضَ بِالْحَقِّ

ಅವನೇ ಹಗಲಿನ ಮೇಲೆ ಇರುಳನ್ನೂ ಇರುಳಿನ ಮೇಲೆ ಹಗಲನ್ನೂ ಸುತ್ತುತ್ತಾನೆ. ಅವನೇ ಸೂರ್ಯ ಮತ್ತು ಚಂದ್ರನನ್ನು ನಿಯಂತ್ರಿಸಿರುತ್ತಾನೆ. ಅವುಗಳಲ್ಲಿ ಪ್ರತಿಯೊಂದೂ ಒಂದು ನಿರ್ದಿಷ್ಟ ಕಾಲದ ವರೆಗೆ ಚಲಿಸುತ್ತಿರುವುದು. ಅವನು ಪ್ರಬಲನೂ ಮಹಾ ಕ್ಷಮಾಶೀಲನೂ ಆಗಿರುತ್ತಾನೆಂಬುದನ್ನು ತಿಳಿದುಕೊಳ್ಳಿರಿ.

6. ಅವನೇ ನಿಮ್ಮನ್ನು ಒಂದೇ ಜೀವದಿಂದ ಸೃಷ್ಟಿಸಿದನು. ತರುವಾಯ ಆ ಜೀವದಿಂದ ಅದರ ಜೊತೆಯನ್ನು ಸೃಷ್ಟಿಸಿದವನೂ ಅವನೇ ಮತ್ತು ನಿಮ್ಮ ಜಾನುವಾರುಗಳಿಂದ ನಿಮಗಾಗಿ ಎಂಟು ಗಂಡು-ಹೆಣ್ಣುಗಳನ್ನು ಒದಗಿಸಿದವನೂ ಅವನೇ.¹ ಅವನು ನಿಮ್ಮ ಮಾತೆಯರ ಉದರಗಳೊಳಗೆ, ಮೂರು ಕತ್ತಲು ಪರದೆಗಳೊಳಗೆ (ನಿಮಗೆ) ಒಂದರ ನಂತರ ಒಂದು ರೂಪ ಕೊಡುತ್ತಾ ಸಾಗುತ್ತಾನೆ.² (ಇವೆಲ್ಲ ಕಾರ್ಯಗಳನ್ನು ಮಾಡುತ್ತಿರುವ) ಈ ಅಲ್ಲಾಹನೇ ನಿಮ್ಮ ಪಾಲಕ ಪ್ರಭು. ಪ್ರಭುತ್ವವು ಅವನಿಗೇ ಸೇರಿದೆ. ಅವನ ಹೊರತು ಯಾವ ಆರಾಧ್ಯನೂ ಇಲ್ಲ. ಹೀಗಿರುತ್ತ ನೀವು ಅದೆಲ್ಲದಿಂದ ದಾರಿಗಡಿಸಲ್ಪಡುತ್ತಿರುವಿರಿ?

7. ನೀವು ಸತ್ಯವನ್ನು ನಿಷೇಧಿಸಿದರೆ, ಅಲ್ಲಾಹನು ನಿಮ್ಮಿಂದ ನಿರಪೇಕ್ಷ ನಾಗಿದ್ದಾನೆ. ಆದರೆ ಅವನು ತನ್ನ ದಾಸರ ಪಾಲಿಗೆ ಸತ್ಯನಿಷೇಧವನ್ನು ಮೆಚ್ಚುವುದಿಲ್ಲ ಮತ್ತು ನೀವು ಕೃತಜ್ಞರಾದರೆ ಅದನ್ನು ಅವನು ನಿಮ್ಮ ಪಾಲಿಗೆ ಮೆಚ್ಚುತ್ತಾನೆ. ಹೊರೆ ಹೊರುವವನಾರೂ ಇನ್ನೊಬ್ಬನ ಹೊರೆಯನ್ನು ಹೊರಲಾರನು. ಕೊನೆಗೆ ನಿಮಗೆಲ್ಲರಿಗೂ ನಿಮ್ಮ ಪ್ರಭುವಿನ ಕಡೆಗೆ ಮರಳಲಿಕ್ಕಿದೆ. ನೀವು ಏನು ಮಾಡುತ್ತಿದ್ದಿರೆಂದು ಆಗ ಅವನು ನಿಮಗೆ ತೋರಿಸಿ ಬಿಡುವನು. ಅವನಂತು ಮನದೊಳಗಿನ ಸಂಗತಿಯನ್ನೂ ಬಲ್ಲವನಾಗಿರುತ್ತಾನೆ.

8. ಮನುಷ್ಯನಿಗೇನಾದರೂ ವಿಪತ್ತು ಬಂದರೆಗಿದಾಗ ಅವನು ತನ್ನ ಪ್ರಭುವಿನ ಕಡೆಗೆ ಮರಳಿ ಅವನನ್ನು ಪ್ರಾರ್ಥಿಸುತ್ತಾನೆ. ತರುವಾಯ ಅವನ ಪ್ರಭು ಅವನನ್ನು ತನ್ನ ಕೊಡುಗೆಯಿಂದ ಅನುಗ್ರಹಿಸಿದಾಗ ಅವನು, ಹಿಂದೆ ತಾನು ಯಾವ ಸಂಕಷ್ಟದ ಬಗ್ಗೆ ಪ್ರಾರ್ಥಿಸಿದ್ದನೋ ಅದನ್ನು ಮರೆತು ಬಿಡುತ್ತಾನೆ ಮತ್ತು ಅಲ್ಲಾಹನ ಮಾರ್ಗದಿಂದ ಭ್ರಷ್ಟಗೊಳಿಸಲಿಕ್ಕಾಗಿ ಇತರರನ್ನು ಅವನ ಸಮಾನರೆಂದು

يَكْوِمُ اللَّيْلَ عَلَى النَّهَارِ وَيَكْوِمُ
النَّهَارَ عَلَى اللَّيْلِ وَسَحَرَ الشَّمْسَ
وَالْقَمَرَ كُلٌّ يَجْرِي لِأَجَلٍ مُّسَمًّى
۝ أَلَا هُوَ الْعَزِيزُ الْعَفِيفُ

خَلَقَكُمْ مِنْ نَفْسٍ وَاحِدَةٍ ثُمَّ جَعَلَ
مِنْهَا زَوْجَهَا وَانزَلَ لَكُمْ مِنَ الْأَنْعَامِ
ثَمَانِيَةَ أَزْوَاجٍ يَخْلُقُكُمْ فِي بُطُونِ
أُمَّهَاتِكُمْ خَلْقًا مِّنْ بَعْدِ خَلْقٍ فِي
ثَلَاثِ ثَلَاثٍ ذُكُرٌ أَوْ إناهُ رَابِعٌ لَهُ
الْمُلْكُ لَا إِلَهَ إِلَّا هُوَ قَاتِي تُصْرِفُونَ

إِنْ تَكْفُرُوا فَإِنَّ اللَّهَ غَنِيٌّ عَنْكُمْ وَلَا
يَرْضَىٰ لِعِبَادِهِ الْكُفْرَ وَإِنْ تَشْكُرُوا
يَرْضَهُ لَكُمْ وَلَا تَزِرُ وَازِرَةٌ وِزْرَ
أُخْرَىٰ ثُمَّ إِلَىٰ رَبِّكُمْ مَرْجِعُكُمْ فَيُنَبِّئُكُمْ
بِمَا كُنتُمْ تَعْمَلُونَ إِنَّهُ عَلِيمٌ
بِدَاتِ الصُّدُورِ

وَإِذَا مَسَّ الْإِنْسَانَ ضُرٌّ دَعَا رَبَّهُ
مُنِيبًا إِلَيْهِ ثُمَّ إِذَا خَوَّلَهُ نِعْمَةً مِّنْهُ
نَسِيَ مَا كَانَ يَدْعُو إِلَيْهِ مِنْ قَبْلُ
وَجَعَلَ لِلَّهِ أَنْتَادًا لِّبُضْلٍ عَنْ سَبِيلِهِ
قُلْ تَسْتَعِينُ بِكُفْرِكَ قَلِيلًا إِنَّكَ مِنْ

1. ಜಾನುವಾರುಗಳೆಂದರೆ ಒಂಟೆ, ದನ, ಆಡು ಮತ್ತು ಕುರಿ. ಅದರ ನಾಲ್ಕು ಜತೆಗಳು ಸೇರಿದರೆ ಎಂಟು ಗಂಡು-ಹೆಣ್ಣುಗಳಾಗುತ್ತವೆ.
2. ಮೂರು ಪರದೆಗಳೆಂದರೆ ಹೊಟ್ಟೆ, ಗರ್ಭಕೋಶ ಮತ್ತು ಭ್ರೂಣವನ್ನು ಸುತ್ತುವರಿದಿರುವ ಪೊರೆ.

<p>ಪರಿಗಣಿಸುತ್ತಾನೆ. (ಸಂದೇಶವಾಹಕರೇ) "ಸ್ವಲ್ಪ ಕಾಲ ನಿನ್ನ ಸತ್ಯ ನಿಷೇಧವನ್ನು ಆಸ್ವದಿಸುತ್ತಿರು, ಖಂಡಿತವಾಗಿಯೂ ನೀನು ನರಕಕ್ಕೆ ಹೋಗುವವನಾಗಿರುವೆ"- ಎಂದು ಅವನೊಡನೆ ಹೇಳಿರಿ.</p>	<p>① أَصْحَابِ النَّارِ</p>
<p>9. (ಇವನ ನಿಲುವು ಸರಿಯೇ ಅಥವಾ) ಆಜ್ಞಾಪಾಲಕನಾಗಿರುವ, ರಾತ್ರಿಯ ಜಾವಗಳಲ್ಲಿ (ನಮಾಝ್‌ಗೆ) ನಿಲ್ಲುವ, ಸಾಷ್ಟಾಂಗವೆರಗುವ, ಪರಲೋಕವನ್ನು ಭಯಪಡುವ ಮತ್ತು ತನ್ನ ಪ್ರಭುವಿನ ಕೃಪೆಯನ್ನು ನಿರೀಕ್ಷಿಸುವ ವ್ಯಕ್ತಿಯ (ನಿಲುವು ಸರಿಯೇ)? ಜ್ಞಾನಿಗಳು ಮತ್ತು ಅಜ್ಞಾನಿಗಳು ಇವರಿಬ್ಬರೂ ಎಂದಾದರೂ ಸರಿಸಮಾನ ರಾಗಬಲ್ಲರೇ? ಎಂದು ಇವರೊಡನೆ ಕೇಳಿರಿ. ಬುದ್ಧಿಜೀವಿಗಳು ಮಾತ್ರ ಉಪದೇಶ ಸ್ವೀಕರಿಸುತ್ತಾರೆ.</p>	<p>أَمَّنْ هُوَ قَانَتْ آتِئِ الْبَيْلِ سَاجِدًا ۖ قَائِمًا يَحَدُّمُ الْأَخِرَةَ وَيَرْجُو رَحْمَةً رَّبِّهِ ۗ قُلْ هَلْ يَسْتَوِي الَّذِينَ يَعْلَمُونَ وَالَّذِينَ لَا يَعْلَمُونَ ۗ إِنَّمَا يَتَذَكَّرُ أُولُو الْأَلْبَابِ ①</p>
<p>10. (ಸಂದೇಶವಾಹಕರೇ) ಹೇಳಿರಿ- "ಸತ್ಯವಿಶ್ವಾಸಿಗಳಾದ ನನ್ನ ದಾಸರೇ! ನಿಮ್ಮ ಪ್ರಭುವನ್ನು ಭಯಪಡಿರಿ. ಈ ಲೋಕದಲ್ಲಿ ಒಳಿತಿನ ನಿಲುವೆಯನ್ನಿರಿಸಿಕೊಂಡವರಿಗೆ ಹಿತವಿದೆ ಮತ್ತು ಅಲ್ಪಾಹನ ಭೂಮಿ ವಿಶಾಲವಾಗಿದೆ.³ ತಾಳ್ಮೆ ವಹಿಸುವವರಿಗೆ ಅವರ ಪ್ರತಿಫಲವನ್ನು ಅಗಣಿತವಾಗಿ ಕೊಡಲಾಗುವುದು."</p>	<p>قُلْ لِيُعْبَادِ الَّذِينَ آمَنُوا الْآلِهَةَ الَّذِينَ أَحْسَنُوا فِي هَذِهِ الدُّنْيَا حَسَنَةً وَآمَرُ بِاللَّهِ وَاسِعَةً ۗ إِنَّمَا يُوَفَّى الصَّابِرُونَ أَجْرَهُمْ بِغَيْرِ حِسَابٍ ②</p>
<p>11. (ಸಂದೇಶವಾಹಕರೇ) ಇವರೊಡನೆ ಹೇಳಿರಿ- ಧರ್ಮವನ್ನು ನಿಷ್ಕಳಂಕವಾಗಿ ಅಲ್ಪಾಹನಿಗೇ ಮೀಸಲಾಗಿಟ್ಟು ಅವನ ದಾಸ್ಯ ಮಾಡಬೇಕೆಂದು ನನಗೆ ಅಪ್ಪಣೆ ಕೊಡಲಾಗಿದೆ-</p>	<p>قُلْ إِنِّي أُمِرْتُ أَنْ أَعْبُدَ اللَّهَ مُخْلِصًا لَهُ الدِّينَ ③</p>
<p>12. ಮತ್ತು ಎಲ್ಲರಿಗಿಂತಲೂ ಮೊದಲು ನಾನು ಸ್ವತಃ ಮುಸ್ಲಿಮನಾಗಬೇಕೆಂದು ನನಗೆ ಆಜ್ಞಾಪಿಸಲಾಗಿದೆ.</p>	<p>وَ أُمِرْتُ لِأَنْ أَكُونَ مِنَ الْمُسْلِمِينَ ④</p>
<p>13. ಹೇಳಿರಿ- ನಾನು ನನ್ನ ಪ್ರಭುವಿನ ಆಜ್ಞೋಲ್ಲಂಘನೆ ಮಾಡಿದರೆ, ನನಗೆ ಒಂದು ಮಹಾದಿನದ ಯಾತನೆಯ ಭಯವಿದೆ.</p>	<p>قُلْ إِنِّي أَخَافُ إِنْ عَصَيْتُ رَبِّي عَذَابَ يَوْمٍ عَظِيمٍ ⑤</p>
<p>14. ಹೇಳಿರಿ- ನಾನಂತು ನನ್ನ ಧರ್ಮವನ್ನು ನಿಷ್ಕಳಂಕವಾಗಿ ಅಲ್ಪಾಹನಿಗೆ ಮೀಸಲಾಗಿಟ್ಟು ಅವನದೇ ದಾಸ್ಯ ಮಾಡುವೆನು.</p>	<p>قُلِ اللَّهُ أَعْبُدُ مُخْلِصًا لَهُ دِينِي ⑥</p>
<p>15. ನೀವು ಅವನ ಹೊರತು ಯಾರೆಲ್ಲರ ದಾಸ್ಯ-ಆರಾಧನೆ ಮಾಡಲಿಚ್ಛಿಸುತ್ತೀರೋ ಮಾಡುತ್ತಲಿರಿ. ಹೇಳಿರಿ- ವಾಸ್ತವದಲ್ಲಿ</p>	<p>فَاعْبُدُوا مَا شِئْتُمْ مِمَّنْ دُونِ اللَّهِ ۗ إِنَّ الْخَاسِرِينَ الَّذِينَ خَسِرُوا أَنفُسَهُمْ</p>
<p>3. ಅರ್ಥಾತ್- ಅಲ್ಪಾಹನ ದಾಸ್ಯ-ಆರಾಧನೆ ಕೈಗೊಳ್ಳಲು ಒಂದು ಸ್ಥಳ ದುಸ್ತರವಾದರೆ, ಅಂತಹ ಸಂಕಷ್ಟಗಳಿಲ್ಲದ ಇನ್ನೊಂದು ಸ್ಥಳಕ್ಕೆ ಹೋಗಿ ಬಿಡಿರಿ.</p>	

ಪುನರುತ್ಥಾನ ದಿನ ತನ್ನನ್ನೂ ತನ್ನವರನ್ನೂ ನಷ್ಟಕ್ಕೊಳಪಡಿಸಿ ಕೊಂಡವರೇ ನಿಜವಾದ ದಿವಾಳಿಕೋರರು. ಚೆನ್ನಾಗಿ ತಿಳಿದಿರಿ, ಇದುವೇ ಸುಸ್ಪಷ್ಟ ದಿವಾಳಿಕೋರತನವಾಗಿದೆ.

16. ಅಗ್ನಿಯ ಕೊಡೆಗಳು ಅವರ ಮೇಲ್ಭಾಗದಲ್ಲೂ ಹರಡಿಕೊಂಡಿರುವುವು ಮತ್ತು ಕೆಳಭಾಗದಲ್ಲೂ ಹರಡಿಕೊಂಡಿರುವುವು. ಅಲ್ಲಾಹನು ತನ್ನ ದಾಸರನ್ನು ಎಚ್ಚರಿಸುತ್ತಿರುವುದು ಈ ಅಂತಿಮ ಗತಿಯ ಕುರಿತೇ ಆಗಿದೆ. ಆದುದರಿಂದ, "ನನ್ನ ದಾಸರೇ ನನ್ನ ಕ್ರೋಧವನ್ನು ಭಯಪಡಿರಿ.

17-18. ಇದಕ್ಕೆ ವ್ಯತಿರಿಕ್ತವಾಗಿ 'ತಾಗೂತ್'ನ ದಾಸ್ಯದಿಂದ ಮುಕ್ತರಾಗಿ ಅಲ್ಲಾಹನ ಕಡೆಗೆ ಮರಳುವವರಿಗೆ ಶುಭವಾರ್ತೆಯಿದೆ. ಆದುದರಿಂದ (ಪ್ರೇಮದಿಂದ) ಮಾತನ್ನು ಚೆನ್ನಾಗಿ ಆಲಿಸುವ ಹಾಗೂ ಅದರ ಅತ್ಯುತ್ತಮ ಭಾಗವನ್ನು ಅನುಸರಿಸುವ ನನ್ನ ದಾಸರಿಗೆ ಶುಭವಾರ್ತೆ ನೀಡಿರಿ. ಇವರೇ ಅಲ್ಲಾಹನಿಂದ ಸನ್ಮಾರ್ಗ ನೀಡಲ್ಪಟ್ಟವರು ಮತ್ತು ಇವರೇ ಬುದ್ಧಿವಂತರು.

19. (ಪ್ರೇಮದಿಂದ) ಯಾರ ಮೇಲೆ ಅಲ್ಲಾಹನ ಯಾತನೆಯ ತೀರ್ಮಾನವು ಅನ್ವಯಿಸಿ ಬಿಟ್ಟಿದೆಯೋ ಅವನನ್ನು ರಕ್ಷಿಸುವವನಾರು? ಅಗ್ನಿಯಲ್ಲಿ ಬಿದ್ದು ಬಿಟ್ಟಿರುವವನನ್ನು ನೀವು ರಕ್ಷಿಸಬಲ್ಲರಾ?

20. ಆದರೆ ತಮ್ಮ ಪ್ರಭುವನ್ನು ಭಯಪಡುತ್ತಿದ್ದವರಿಗಾಗಿ ಅಂತಸ್ತಿನ ಮೇಲೆ ಅಂತಸ್ತಿರುವ ಉನ್ನತ ಭವನಗಳಿರುವುವು. ಅವುಗಳ ತಳಭಾಗದಲ್ಲಿ ಕಾಲುನೆಗಳು ಹರಿಯುತ್ತಿರುವುವು. ಇದು ಅಲ್ಲಾಹನ ವಾಗ್ದಾನ. ಅಲ್ಲಾಹನು ತನ್ನ ವಾಗ್ದಾನವನ್ನೆಂದೂ ಉಲ್ಲಂಘಿಸುವುದಿಲ್ಲ.

21. ನೀವು ನೋಡುತ್ತಿಲ್ಲವೇ? ಅಲ್ಲಾಹನು ಆಕಾಶದಿಂದ ನೀರು ಸುರಿಸಿದನು. ಅನಂತರ ಅದನ್ನು ಚಿಲುಮೆ ಮತ್ತು ನದಿಗಳ ರೂಪದಲ್ಲಿ ಭೂಮಿಯೊಳಗೆ ಹರಿಸಿದನು. ತರುವಾಯ ಆ ನೀರಿನ ಮೂಲಕ ಅವನು ವಿವಿಧ ಜಾತಿಯ ವಿಭಿನ್ನ ಬೆಳೆಗಳನ್ನು ಹೊರ ತೆಗೆಯುತ್ತಾನೆ. ಅನಂತರ ಆ ಬೆಳೆಗಳು ಹಣ್ಣಾಗಿ ಒಣಗುತ್ತವೆ. ಆಗ ಅವು ಹಳದಿಯಾಗಿ ಬಿಡುವುದನ್ನು ನೀವು

وَ أَهْلِيهِمْ يَوْمَ الْقِيَامَةِ ۗ أَلَا ذَٰلِكَ هُوَ
الْخُسْرَانُ الْمُبِينُ ﴿١٥﴾

لَهُمْ مِّنْ قَوْلِهِمْ ظُلْمٌ مِّنَ الشَّارِ وَ
مِنْ تَحْتِهِمْ ظُلْمٌ ۗ ذَٰلِكَ يُخَوِّتُ اللَّهُ
بِهِ ۙ عِبَادَهُ ۗ يُعْبَادُ فَاتَّقُونِ ﴿١٦﴾

وَ الَّذِينَ اجْتَنَبُوا الطَّاغُوتَ أَن يَّعْبُدُوهَا
وَ أَنَا بَرٌّ إِلَى اللَّهِ لَهُمُ الْبُشْرَىٰ فَبَشِّرْ عِبَادِ ﴿١٧﴾
الَّذِينَ يَسْتَمِعُونَ الْقَوْلَ فَيَتَّبِعُونَ
أَحْسَنَهُ ۗ أُولَٰئِكَ الَّذِينَ هَدَى اللَّهُ
وَ أُولَٰئِكَ هُمُ الْوَالُونَ الْأَلْبَابِ ﴿١٨﴾

أَفَسَنْ حَقَّ عَلَيْكَ كَلِمَةُ الْعَذَابِ
أَفَأَنْتَ تُنقِذُ مَنْ فِي الشَّارِ ﴿١٩﴾

لَكِنَّ الَّذِينَ اتَّقَوْا رَبَّهُمْ لَهُمْ عُرفٌ
مِّنْ قَوْلِهِمْ عُرفٌ مَّبِينَةٌ ﴿٢٠﴾ تَجْرِي
مِّنْ تَحْتِهَا الْأَنْهَارُ ۗ وَعَدَّ اللَّهُ ۗ لَا
يُخْلِفُ اللَّهُ الْمِيعَادَ ﴿٢١﴾

أَلَمْ تَرَ أَنَّ اللَّهَ أَنزَلَ مِنَ السَّمَاءِ مَاءً
فَسَلَكَهُ يَنَابِيعٌ فِي الْأَرْضِ ثُمَّ يُخْرِجُ بِهِ
زَرْعًا مُّخْتَلِفًا أَلْوَانُهُ ثُمَّ يَهَيِّجُ فَتَرَاهُ
مُصْفَرًّا ثُمَّ يَجْعَلُهُ حُطَامًا إِنَّ فِي ذَٰلِكَ

4. ಮೂಲದಲ್ಲಿ 'ಯನಾಬೀಲ್' ಎಂಬ ಪದ ಪ್ರಯೋಗವಾಗಿದೆ. ಇದು ಮೂರು ವಿಷಯಗಳಿಗೂ ಅನ್ವಯವಾಗುತ್ತದೆ.

ನೋಡುತ್ತೀರಿ. ಕೊನೆಗೆ ಅಲ್ಲಾಹನು ಅವುಗಳನ್ನು ಹೊಟ್ಟಾಗಿ ಮಾಡಿ ಬಿಡುತ್ತಾನೆ. ವಾಸ್ತವದಲ್ಲಿ ಇದರಲ್ಲಿ ಬುದ್ಧಿಜೀವಿಗಳಿಗೆ ಒಂದು ಪಾಠವಿದೆ.

22. ಅಲ್ಲಾಹನು ಯಾರ ಹೃದಯವನ್ನು ಇಸ್ಲಾಮಿಗಾಗಿ ತೆರೆದುಬಿಟ್ಟನೋ ಹಾಗೂ ಯಾರು ತನ್ನ ಪ್ರಭುವಿನ ಕಡೆಯಿಂದ ಒಂದು ಪ್ರಕಾಶದಲ್ಲಿ ನಡೆಯುತ್ತಿರುವನೋ ಅವನು (ಇವುಗಳಿಂದ ಯಾವ ಪಾಠವನ್ನೂ ಕಲಿಯದವನಂತೆ ಆಗಬಲ್ಲನೇ?) ಯಾರ ಹೃದಯಗಳು ಅಲ್ಲಾಹನ ಬೋಧನೆಯಿಂದ ಇನ್ನಷ್ಟು ಕಠಿಣವಾಗಿ ಹೋದುವೋ ಅವರಿಗಾಗಿ ವಿನಾಶವಿದೆ. ಅವರು ಸುವ್ಯಕ್ತ ಪಥಭ್ರಷ್ಟತೆಯಲ್ಲಿ ಬಿದ್ದಿರುತ್ತಾರೆ.

23. ಅಲ್ಲಾಹನು ಅತ್ಯುತ್ತಮ ವಾಣಿಯನ್ನು ಅವತರಿಸಿರುವನು. ಎಲ್ಲ ಭಾಗಗಳೂ ಸಮಾನ ಸ್ವರೂಪವಾಗಿರುವಂತಹ ಗ್ರಂಥವಿದು. ಇದರಲ್ಲಿ ವಿಷಯಗಳು ಪುನರಾವರ್ತಿತವಲ್ಲದಿವೆ. ಇದನ್ನು ಕೇಳಿದಾಗ, ತಮ್ಮ ಪ್ರಭುವನ್ನು ಭಯಪಡುವವರಿಗೆ ರೋಮಾಂಚನ ವಾಗುತ್ತದೆ ಮತ್ತು ಅವರ ಶರೀರ ಹಾಗೂ ಹೃದಯಗಳು ಮೃದುವಾಗಿ ಅಲ್ಲಾಹನ ಸ್ಮರಣೆಯ ಕಡೆಗೆ ವಾಲಿ ಬಿಡುತ್ತವೆ. ಇದು ಅಲ್ಲಾಹನ ಮಾರ್ಗದರ್ಶನ. ಇದರ ಮೂಲಕ ಅವನು ತಾನಿಚ್ಛಿಸಿದವರನ್ನು ಸನ್ಮಾರ್ಗಕ್ಕೆ ತರುತ್ತಾನೆ ಮತ್ತು ಅಲ್ಲಾಹನೇ ಸನ್ಮಾರ್ಗ ತೋರದಿದ್ದರೆ ಅಂತಹವನಿಗೆ ಬೇರಾವ ಮಾರ್ಗದರ್ಶಕನೂ ಇಲ್ಲ.

24. ಪುನರುತ್ಥಾನದಿನ (ತನ್ನ ಮುಖದ ಮೇಲೆ) ಯಾತನೆಯ ಉಗ್ರ ಹೊಡೆತವನ್ನು ತಿನ್ನುವವನ ದುರವಸ್ಥೆಯನ್ನು ನೀವು ಊಹಿಸಬಲ್ಲೀರಾ? ಇಂತಹ ಅಕ್ರಮಿಗಳೊಡನೆ "ಈಗ ನೀವು ಮಾಡುತ್ತಿದ್ದ ಗಳಿಕೆಯ ರುಚಿಯನ್ನು ಸವಿಯಿರಿ" ಎಂದು ಹೇಳಲಾಗುವುದು.

25. ಇವರಿಗಿಂತ ಮುಂಚೆಯೂ ಅನೇಕರು ಇದೇ ರೀತಿ ಸುಳ್ಳಾಗಿಸಿದ್ದಾರೆ. ಕೊನೆಗೆ ಅವರ ಯೋಚನೆಗೂ ನಿಲುಕದ ಕಡೆಯಿಂದ ಅವರ ಮೇಲೆ ಯಾತನೆ ಬಂತು.

26. ತರುವಾಯ ಅಲ್ಲಾಹನು ಅವರಿಗೆ ಲೌಕಿಕ ಜೀವನದಲ್ಲೇ ಅಪಮಾನದ ರುಚಿಯನ್ನು ಸವಿಸಿದನು ಮತ್ತು ಪರಲೋಕದ ಯಾತನೆಯಂತೂ ಇದಕ್ಕಿಂತಲೂ ಉಗ್ರವಾಗಿದೆ. ಇವರು ಅರಿಯುತ್ತಿದ್ದರೆ!

لَذِكْرِي لَآؤِلِي الْاَلْبَابِ ۝

اَمَّنْ شَرَحَ اللهُ صَدْرَهُ لِلسَّلَامِ فَهُوَ
عَلَى نُورٍ مِّنْ رَبِّهِ طَقْوِيلٌ لِّلْفَسِيحَةِ
قُلُوبِهِمْ مِّنْ ذِكْرِ اللهِ طَاوَلِيكَ
فِي ضَلَالٍ مُّبِينٍ ۝

اللَّهُ نَزَّلَ أَحْسَنَ الْحَدِيثِ كِتَابًا
مُّتَشَابِهًا مَّثَانِي تَكَتَفَشَعْرُ مِنْهُ جُودُ
الَّذِينَ يَخْشَوْنَ رَبَّهُمْ ثُمَّ تَلِينُ
جُلُودُهُمْ وَقُلُوبُهُمْ إِلَىٰ ذِكْرِ اللَّهِ ط
ذَلِكَ هُدَىٰ اللَّهِ يَهْدِي بِهِ مَن يَشَاءُ
وَمَن يُضِلِلِ اللَّهُ فَمَا لَهُ مِن هَادٍ ۝

اَمَّنْ يَتَّقِي بِوَجْهِهِ سُوءَ الْعَذَابِ
يَوْمَ الْقِيَامَةِ ط وَقِيلَ لِلظَّالِمِينَ
ذُوقُوا مَا كُنْتُمْ تَكْسِبُونَ ۝

كَذَّبَ الَّذِينَ مِن قَبْلِهِمْ فَآتَهُمُ
الْعَذَابُ مِن حَيْثُ لَا يَشْعُرُونَ ۝

فَإِذْ أَقْبَهُمُ اللَّهُ الْخِزْيَ فِي الْحَيَاةِ الدُّنْيَا
وَالْعَذَابِ الْآخِرَةِ أَكْبَرُ لَوْ كَانُوا
يَعْلَمُونَ ۝

27. ಜನರು ಪ್ರಜ್ಞಾವಂತರಾಗಲೆಂದು ನಾವು ಈ ಕುರ್ಆನಿನಲ್ಲಿ ಅವರಿಗೆ ತರತರದ ಉದಾಹರಣೆಗಳನ್ನು ನೀಡಿದ್ದೇವೆ.

وَلَقَدْ ضَرَبْنَا لِلنَّاسِ فِي هَذَا الْقُرْآنِ
مِنْ كُلِّ مَثَلٍ لَعَلَّهُمْ يَتَذَكَّرُونَ ﴿٣٧﴾

28. ಅರಬೀ ಭಾಷೆಯಲ್ಲಿರುವ ಕುರ್ಆನ್ ಇದರಲ್ಲಿ ಯಾವ ವಕ್ರತೆಯೂ ಇಲ್ಲ. (ಇದು) ಇವರು ರಕ್ಷಣೆ ಹೊಂದಲಿಕ್ಕಾಗಿದೆ.

﴿٣٨﴾ قُرْآنًا عَرَبِيًّا غَيْرَ ذِي عِوَجٍ لَعَلَّهُمْ يَتَّقُونَ ﴿٣٨﴾

29. ಅಲ್ಲಾಹನು ಒಂದು ಉದಾಹರಣೆ ಕೊಡುತ್ತಾನೆ. ಒಬ್ಬನಿಗೆ ದುಷ್ಟ ಸ್ವಭಾವದ ಅನೇಕ ಯಜಮಾನರಿದ್ದು ಅವರೆಲ್ಲಾ ಆತನನ್ನು ತಮ್ಮ ತಮ್ಮ ಡೆಗೆ ಎಳೆಯುತ್ತಿದ್ದಾರೆ. ಇನ್ನೊಬ್ಬನು ಸಂಪೂರ್ಣವಾಗಿ ಕೇವಲ ಒಬ್ಬ ಯಜಮಾನನ ದಾಸನು. ಇವರಿಬ್ಬರ ಸ್ಥಿತಿ ಏಕರೂಪವಾಗಿರಲು ಸಾಧ್ಯವೇ? - 'ಸರ್ವಸ್ತುತಿಗಳೂ ಅಲ್ಲಾಹನಿಗೆ ಮೊಸಲು.' ಆದರೆ ಹೆಚ್ಚಿನವರು ಅಜ್ಞಾನದಲ್ಲಿ ಬಿದ್ದಿದ್ದಾರೆ.⁵

ضَرَبَ اللَّهُ مَثَلًا رَجُلًا فِيهِ شُرَكَاءُ
مُتَشَكِّسُونَ وَرَجُلًا سَلَمًا لِرَجُلٍ
هَلْ يَسْتَوِينَ مَثَلًا الْحَمْدُ لِلَّهِ
بَلْ أَكْثَرُهُمْ لَا يَعْلَمُونَ ﴿٣٩﴾

30. (ಸಂದೇಶವಾಹಕರೇ) ನಿಮಗೂ ಮರಣ ಹೊಂದಲಿಕ್ಕಿದೆ ಮತ್ತು ಇವರಿಗೂ ಮರಣ ಹೊಂದಲಿಕ್ಕಿದೆ-

﴿٤٠﴾ إِنَّكَ مَيِّتٌ وَإِنَّهُمْ مَيِّتُونَ ﴿٤٠﴾

31. ಕೊನೆಗೆ ಪುನರುತ್ಥಾನ ದಿನ ನೀವೆಲ್ಲರೂ ನಿಮ್ಮ ಪ್ರಭುವಿನ ಸನ್ನಿಧಿಯಲ್ಲಿ ನಿಮ್ಮ ನಿಮ್ಮ ದಾವೆಗಳನ್ನು ಹೂಡಲಿರುವಿರಿ.

ثُمَّ إِنَّكُمْ يَوْمَ الْقِيَامَةِ عِنْدَ
رَبِّكُمْ تَحْتَصِفُونَ ﴿٤١﴾

32. *ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸಿದ ಮತ್ತು ಸತ್ಯವು ತನ್ನ ಮುಂದೆ ಬಂದಾಗ ಅದನ್ನು ಸುಳ್ಳಾಗಿಸಿ ಬಿಟ್ಟವನಿಗಿಂತ ದೊಡ್ಡ ಅಕ್ರಮಿ ಇನ್ನಾರಿರಬಹುದು? ಇಂತಹ ಸತ್ಯನಿಷೇಧಿಗಳಿಗೆ ನರಕದಲ್ಲಿ ನೆಲೆಯಿಲ್ಲವೇ?

فَمَنْ أَظْلَمُ مِمَّنْ كَذَبَ عَلَى اللَّهِ
وَكَذَّبَ بِالصِّدْقِ إِذْ جَاءَهُ أَلَيْسَ
فِي جَهَنَّمَ مَثْوًى لِّلْكَافِرِينَ ﴿٤٢﴾

33. ಸತ್ಯವನ್ನು ತಂದವನು ಮತ್ತು ಅದನ್ನು ಸತ್ಯವೆಂದು ನಂಬಿದವರು ಮಾತ್ರ ಯಾತನೆಯಿಂದ ರಕ್ಷಣೆ ಪಡೆಯುವರು.

وَالَّذِينَ جَاءُوا بِالصِّدْقِ وَصَدَّقَ بِهِ
أُولَئِكَ هُمُ الْمُتَّقُونَ ﴿٤٣﴾

34. ಅವರು ಬಯಸಿದ್ದೆಲ್ಲವೂ ಅವರ ಪ್ರಭುವಿನ ಬಳಿ ಅವರಿಗೆ ಸಿಗುವುದು. ಇದು ಪುಣ್ಯ ಮಾಡಿದವರಿಗೆ ಇರುವ ಸತ್ಕಲ.

لَهُمْ مَا يَشَاءُونَ عِنْدَ رَبِّهِمْ ذَلِكَ
جَزَاءُ الْمُحْسِنِينَ ﴿٤٤﴾

35. (ಇದು) ಅವರು ಮಾಡಿದ್ದ ಅತ್ಯಂತ ನಿಕ್ಕಷ್ಟ ಕರ್ಮಗಳನ್ನು ಅಲ್ಲಾಹನು ಅವರ ಲೆಕ್ಕದಿಂದ ಅಳಿಸಿ ಹಾಕಲು ಮತ್ತು ಅವರಿಗೆ,

لِيُكَفِّرَ اللَّهُ عَنْهُمْ أَسْوَأَ الَّذِي
عَمِلُوا وَيَجْزِيَهُمْ أَجْرَهُمْ بِأَحْسَنِ
الَّذِي

5. ಅರ್ಥಾತ್- ಓರ್ವ ಪ್ರಭುವಿನ ದಾಸ್ಯ ಮತ್ತು ಅನೇಕ ಪ್ರಭುಗಳ ದಾಸ್ಯದ ನಡುವಿನ ವ್ಯತ್ಯಾಸವನ್ನು ಅವರು ಚೆನ್ನಾಗಿ ಮನಗಾಣುತ್ತಾರೆ. ಆದರೆ ಏಕದೇವನ ದಾಸ್ಯ ಮತ್ತು ಅನೇಕ ದೇವರುಗಳ ದಾಸ್ಯದ ನಡುವಿನ ವ್ಯತ್ಯಾಸವನ್ನು ತಿಳಿಸಲು ಪ್ರಯತ್ನಿಸಿದರೆ ಅವರು ತಿಳಿಗೇಡಿಗಳಾಗಿ ಬಿಡುತ್ತಾರೆ.

*ಇಲ್ಲಿಂದ 24ನೆಯ ಕಾಂಡ ಆರಂಭ.

ಅವರು ಮಾಡುತ್ತಿದ್ದ ಅತ್ಯುತ್ತಮ ಕರ್ಮಗಳಿಗನುಸಾರ ಪ್ರತಿಫಲ ನೀಡಲು(ಆಗಿರುತ್ತದೆ).

كَانُوا يَعْمَلُونَ ﴿٥٦﴾

36. (ಸಂದೇಶವಾಹಕರೇ) ಅಲ್ಲಾಹನು ತನ್ನ ದಾಸನಿಗೆ ಸಾಕಾಗಲಾರನೇ? ಇವರು ಅವನ ಹೊರತಾಗಿರುವ ಇತರರ ಬಗ್ಗೆ ನಿಮ್ಮನ್ನು ಹೆದರಿಸುತ್ತಾರೆ. ವಸ್ತುತಃ ಯಾರನ್ನು ಅಲ್ಲಾಹನೇ ಪಥಭ್ರಷ್ಟ ಗೊಳಿಸಿಬಿಟ್ಟನೋ ಅವನಿಗೆ ದಾರಿ ತೋರಿಸುವವನಾರೂ ಇಲ್ಲ-

أَلَيْسَ اللَّهُ بِكَافٍ عَبْدًا وَيُخَوِّفُونَكَ بِالَّذِينَ مِنْ دُونِهِ وَمَنْ يُضِلِلِ اللَّهُ فَمَا لَهُ مِنْ هَادٍ ﴿٥٦﴾

37. ಮತ್ತು ಯಾರಿಗೆ ಅಲ್ಲಾಹನೇ ಮಾರ್ಗದರ್ಶನ ಮಾಡಿದನೋ ಅವನನ್ನು ದಾರಿಗಡಿಸುವವನೂ ಯಾರೂ ಇಲ್ಲ. ಅಲ್ಲಾಹನು ಮಹಾಪ್ರಬಲನೂ ಪ್ರತೀಕಾರ ಪಡೆಯುವವನೂ ಅಲ್ಲವೇ?

وَمَنْ يَهْدِ اللَّهُ فَمَا لَهُ مِنْ مُضِلٍّ أَلَيْسَ اللَّهُ بِعَزِيزٍ ذِي انْتِقَامٍ ﴿٥٧﴾

38. ಭೂಮಿ-ಆಕಾಶಗಳನ್ನು ಸೃಷ್ಟಿಸಿದವನಾರಂದು ನೀವು ಇವರೊಡನೆ ಕೇಳಿದರೆ, ಅಲ್ಲಾಹನೆಂದು ಇವರೇ ಸ್ವತಃ ಹೇಳುವರು. ವಸ್ತುಸ್ಥಿತಿ ಹೀಗಿರುವಾಗ ಅಲ್ಲಾಹನು ನನಗೇನಾದರೂ ಹಾನಿಯನ್ನುಂಟು ಮಾಡಲಿಚ್ಛಿಸಿದರೆ ನೀವು ಅಲ್ಲಾಹನನ್ನು ಬಿಟ್ಟು ಪ್ರಾರ್ಥಿಸುತ್ತಿರುವ ನಿಮ್ಮ ಈ ದೇವತೆಗಳು, ಆತನು ಮಾಡುವ ಹಾನಿಯಿಂದ ನನ್ನನ್ನು ರಕ್ಷಿಸಬಲ್ಲರೇ ಅಥವಾ ಅಲ್ಲಾಹನು ನನ್ನ ಮೇಲೆ ಕೃಪೆ ತೋರಲಿಚ್ಛಿಸಿದರೆ ಇವರು ಅವನ ಕೃಪೆಯನ್ನು ತಡೆಯಬಲ್ಲರೇ? ಎಂದು ಅವರೊಡನೆ ಕೇಳಿರಿ. ನನಗೆ ಅಲ್ಲಾಹನೇ ಸಾಕು. ಭರವಸೆ ಇಡುವವರು ಅವನ ಮೇಲೆಯೇ ಭರವಸೆಯನ್ನಿಡುತ್ತಾರೆ ಎಂದು ಅವರೊಡನೆ ಹೇಳಿ ಬಿಡಿರಿ.

وَكَيْنَ سَأَلْتَهُمْ مَنْ خَلَقَ السَّمَوَاتِ وَالْأَرْضَ لَيَقُولُنَّ اللَّهُ قُلْ أفرءَيْتُمْ مَّا تَدْعُونَ مِنْ دُونِ اللَّهِ إِنْ أَرَادَنِيَ اللَّهُ بِضُرٍّ هَلْ هُنَّ كَاشِفَاتُ ضُرِّيهِ أَوْ إِنْ أَرَادَنِي بِرَحْمَةٍ هَلْ هُنَّ مُمْسِكَتُ رَحْمَتِيهِ قُلْ حَسْبِيَ اللَّهُ عَلَيْهِ يَتَوَكَّلُ الْمُتَوَكِّلُونَ ﴿٥٨﴾

39. ಇವರೊಡನೆ ಸ್ಪಷ್ಟವಾಗಿ ಹೇಳಿ ಬಿಡಿರಿ- "ನನ್ನ ಜನಾಂಗದವರೇ, ನೀವು ನಿಮ್ಮಷ್ಟಕ್ಕೆ ನಿಮ್ಮ ಕೆಲಸ ಮಾಡುತ್ತಲಿರಿ. ನಾನು ನನ್ನ ಕೆಲಸವನ್ನು ಮಾಡುತ್ತಲಿರುವೆನು-

قُلْ يَقَوْمِ اعْمَلُوا عَلَىٰ مَكَانَتِكُمْ إِنِّي عَامِلٌ فَسَوْفَ تَعْلَمُونَ ﴿٥٩﴾

40. ಯಾರ ಮೇಲೆ ಅಪಮಾನಕರ ಯಾತನೆ ಬರುತ್ತದೆ ಮತ್ತು ಎಂದೆಂದೂ ಸಿಗದಂತಹ ಶಿಕ್ಷೆ ಯಾರಿಗೆ ಸಿಗುತ್ತದೆಂದು ಸದ್ಯದಲ್ಲೇ ನಿಮಗೆ ತಿಳಿದು ಬರುವುದು."

مَنْ يَأْتِيهِ عَذَابٌ يُخْزِيهِ وَيَحِلُّ عَلَيْهِ عَذَابٌ مُّقِيمٌ ﴿٤٠﴾

41. (ಸಂದೇಶವಾಹಕರೇ) ನಾವು ಸಕಲ ಮಾನವರಿಗಾಗಿ ಈ ಪರಮ ಸತ್ಯಗ್ರಂಥವನ್ನು ನಿಮಗೆ ಅವತೀರ್ಣಗೊಳಿಸಿದ್ದೇವೆ. ಇನ್ನು ನೇರ ಮಾರ್ಗವನ್ನನುಸರಿಸುವವನು ತನಗಾಗಿಯೇ ಅನುಸರಿಸುವನು

إِنَّا أَنْزَلْنَا عَلَيْكَ الْكِتَابَ لِلنَّاسِ بِالْحَقِّ فَمَنِ اهْتَدَىٰ فَلِنَفْسِهِ وَمَنْ ضَلَّ فَإِنَّمَا يَضِلُّ عَلَيْهَا وَمَا

ಮತ್ತು ಪಥಭ್ರಷ್ಟನಾಗುವವನ ಪಥಭ್ರಷ್ಟತೆಯ ದೋಷವು ಅವನ ಮೇಲೆಯೇ ಇರುವುದು. ನೀವು ಅವರ ಹೊಣೆಗಾರರಲ್ಲ.

أَنْتَ عَلَيْهِمْ بِوَكِيلٌ ①

42. ಮರಣದ ವೇಳೆ ಆತ್ಮಗಳನ್ನು ವಶಪಡಿಸಿಕೊಳ್ಳುವವನು ಅಲ್ಲಾಹನೇ ಮತ್ತು ಇನ್ನೂ ಸಾಯದಿದ್ದವನ ಆತ್ಮವನ್ನು ನಿದ್ರಾವಸ್ಥೆಯಲ್ಲಿ ವಶಪಡಿಸಿಕೊಳ್ಳುವವನೂ ಅವನೇ. ಅವನು ಯಾವುದರ ಮೇಲೆ ಮರಣದ ತೀರ್ಮಾನವನ್ನು ಜಾರಿಗೊಳಿಸುತ್ತಾನೋ ಅದನ್ನು ತಡೆ ಹಿಡಿಯುತ್ತಾನೆ ಮತ್ತು ಇತರ ಆತ್ಮಗಳನ್ನು ಒಂದು ನಿರ್ದಿಷ್ಟ ಕಾಲದವರೆಗಾಗಿ ಹಿಂದಕ್ಕೆ ಕಳುಹಿಸುತ್ತಾನೆ. ನಿಶ್ಚಯವಾಗಿಯೂ ವಿಚಾರಶೀಲರಿಗೆ ಇದರಲ್ಲಿ ದೊಡ್ಡ ನಿರರ್ಶನಗಳಿವೆ.

اللَّهُ يَتَوَقَّى الْأَنْفُسَ حِينَ مَوْتِهَا وَالَّتِي لَمْ تَمُتْ فِي مَنَامِهَا فَيُمْسِكُ الَّتِي قَضَىٰ عَلَيْهَا الْمَوْتَ وَيُرْسِلُ الْأُخْرَىٰ إِلَىٰ أَجَلٍ مُّسَمًّى إِنَّ فِي ذَٰلِكَ لَآيَاتٍ لِّقَوْمٍ يَعْتَبِرُونَ ②

43. ಇವರು ಆ ಅಲ್ಲಾಹನನ್ನು ಬಿಟ್ಟು ಇತರರನ್ನು ಶಿಫಾರಸುದಾರರಾಗಿ ಮಾಡಿಬಿಟ್ಟಿರುವರೇ? ಅವರ ಅಧಿಕಾರದಲ್ಲಿ ಏನೂ ಇಲ್ಲದಿದ್ದರೂ ಅವರು ಅವಿವೇಕಿಗಳಾಗಿದ್ದರೂ ಶಿಫಾರಸು ಮಾಡುವರೇ? ಎಂದು ಕೇಳಿರಿ.

أَمْ اتَّخَذُوا مِنْ دُونِ اللَّهِ شُفَعَاءَ ۗ قُلْ أَوْ لَوْ كُنَّا أَوْ لَا يَمْلِكُونَ شَيْئًا وَلَا يَعْقِلُونَ ③

44. ಶಿಫಾರಸ್ಸು ಸಂಪೂರ್ಣವಾಗಿ ಅಲ್ಲಾಹನ ಅಧಿಕಾರದಲ್ಲಿದೆ.⁷ ಭೂಮಿ-ಆಕಾಶಗಳ ಪ್ರಭುತ್ವಕ್ಕೆ ಅವನೇ ಒಡೆಯನಾಗಿರುತ್ತಾನೆ. ಅನಂತರ ನೀವು ಅವನ ಕಡೆಗೇ ಮರಳಿಸಲ್ಪಡಲಿರುವಿರಿ ಎಂದು ಹೇಳಿರಿ.

قُلْ لِلَّهِ الشَّفَاعَةُ جَمِيعًا ۗ لَهُ مُلْكُ السَّمَوَاتِ وَالْأَرْضِ ثُمَّ إِلَيْهِ تُرْجَعُونَ ④

45. ಏಕಮಾತ್ರ ಅಲ್ಲಾಹನ ಪ್ರಸ್ತಾಪವೆತ್ತಲಾದಾಗ ಪರಲೋಕದ ಮೇಲೆ ವಿಶ್ವಾಸವಿಲ್ಲದವರ ಹೃದಯಗಳು ಮರುಗಲಾರಂಭಿಸುತ್ತವೆ ಮತ್ತು ಅವನ ಹೊರತು ಇತರರ ಪ್ರಸ್ತಾಪ ಬರುವಾಗ ಅವರು ಒಮ್ಮೆಲೇ ಆನಂದ ತುಂದಿಲರಾಗುತ್ತಾರೆ.⁸

وَإِذَا ذُكِرَ اللَّهُ وَحْدَهُ اشْمَأَزَّتْ قُلُوبُ الَّذِينَ لَا يُؤْمِنُونَ بِالْآخِرَةِ ۗ وَإِذَا ذُكِرَ الَّذِينَ مِنْ دُونِهِ إِذَا هُمْ يَسْتَبْشِرُونَ ⑤

6. ಅರ್ಥಾತ್- ಅಲ್ಲಾಹನ ಬಳಿ ಕೆಲವು ವ್ಯಕ್ತಿಗಳು ಬಹಳ ಪ್ರಭಾವಶಾಲಿಗಳಾಗಿದ್ದಾರೆ, ಅವರ ಶಿಫಾರಸನ್ನು ಯಾವ ರೀತಿಯಲ್ಲೂ ತಳ್ಳಿಹಾಕಲು ಸಾಧ್ಯವಿಲ್ಲವೆಂದು ಅವರು ಸ್ವತಃ ಲೆಕ್ಕಹಾಕಿಕೊಂಡಿದ್ದಾರೆ. ಆದರೆ ಅವರು ಶಿಫಾರಸುದಾರರಾಗಿದ್ದಾರೆಯೆಂದಕ್ಕೆ ಯಾವುದೇ ಆಧಾರವಿಲ್ಲ. ಅಲ್ಲಾಹನೂ ತನ್ನ ಬಳಿ ಅವರಿಗೆ ಉನ್ನತ ಪದವಿ ಪ್ರಾಪ್ತವಿದೆಯೆಂದು ಹೇಳಿಲ್ಲ. ಹಾಗೆಯೇ ಆ ವ್ಯಕ್ತಿಗಳು ಸ್ವತಃ ನಾವು ನಮ್ಮ ಪ್ರಾಬಲ್ಯದಿಂದ ನಿಮ್ಮ ಕೆಲಸ ಮಾಡಿಸಿಯೇ ಬಿಡುತ್ತೇವೆ ಎಂದು ವಾದಿಸಿಲ್ಲ. ಮಾತ್ರವಲ್ಲ ಈ ಕಛೇರಿಕಲ್ಪಿತ ಶಿಫಾರಸುದಾರರನ್ನೇ ಸರ್ವಸ್ವ ಎಂದು ಭಾವಿಸಿ ತಮ್ಮೆಲ್ಲಾ ಹರಕೆಗಳನ್ನು ಅವರಿಗೇ ಒಪ್ಪಿಸುತ್ತಿರುವುದು ಅವರ ಮೂರ್ಖತನದ ಪರಮಾವಧಿಯಾಗಿದೆ.
7. ಅರ್ಥಾತ್- ಅಲ್ಲಾಹನ ಆಸ್ಥಾನದಲ್ಲಿ ಶಿಫಾರಸುದಾರರಾಗಿ ಎದ್ದುನಿಲ್ಲುವಷ್ಟು ಧೈರ್ಯವನ್ನು ಯಾರೂ ಹೊಂದಿಲ್ಲ. ಇನ್ನು ಶಿಫಾರಸನ್ನು ಈಡೇರಿಸಿಯೇ ತೀರುವ ಮಾತು ದೂರವೇ ಉಳಿಯಿತು. ಶಿಫಾರಸಿನ ಅನುಮತಿಯನ್ನು ಯಾರಿಗೆ ಬೇಕಾದರೂ ನೀಡುವ ಮತ್ತು ಯಾರಿಗೆ ಬೇಕಾದರೂ ನಿರಾಕರಿಸುವ ಅಧಿಕಾರ ಅಲ್ಲಾಹನಿಗೆ ಮಾತ್ರವಿದೆ. ಹಾಗೆಯೇ ಯಾರ ಪರವಾಗಿ ಬೇಕಾದರೂ ಶಿಫಾರಸು ಅನುಮತಿಸುವ ಮತ್ತು ಯಾರ ಬಗ್ಗೆ ಬೇಕಾದರೂ ನಿರಾಕರಿಸುವ ಅಧಿಕಾರವೂ ಅವನಿಗೇ ಇದೆ.
8. ಇದು ಬಹುದೇವಾರಾಧನೆಯ ಆಸಕ್ತಿ ಹೊಂದಿರುವ ಜಗತ್ತಿನ ಎಲ್ಲಾ ಜನಾಂಗಗಳಲ್ಲಿ ಕಂಡು ಬರುವ ಸಮಾನ ಅಂಶವಾಗಿದೆ. ಮುಸ್ಲಿಮರ ಪೈಕಿಯೂ ಬಹುದೇವಾರಾಧನೆಯ ಸೋಂಕು ತಗಲಿರುವ ದುರ್ದೈವಿಗಳಲ್ಲಿ ಈ ದೋಷ ಕಂಡುಬರುತ್ತದೆ. ನಾಲಗೆಯಿಂದ ನಾವು

46. ಹೇಳಿರಿ- "ಅಲ್ಲಾಹ್! ಭೂಮಿ-ಆಕಾಶಗಳ ಸೃಷ್ಟಿಕರ್ತನೇ! ಪ್ರತ್ಯಕ್ಷ-ಪರೋಕ್ಷಗಳ ಜ್ಞಾನಿಯೇ, ನಿನ್ನ ದಾಸರು ಭಿನ್ನಾಭಿಪ್ರಾಯ ತಾಳುತ್ತಾ ಬಂದಿರುವ ವಿಷಯದಲ್ಲಿ ಅವರ ನಡುವೆ ನೀನೇ ತೀರ್ಮಾನ ಮಾಡಲಿರುವೆ.

قُلِ اللَّهُمَّ فَاطِرَ السَّمَوَاتِ وَالْأَرْضِ
عَلِمَ الْغَيْبِ وَالشَّهَادَةِ أَنْتَ تَحْكُمُ
بَيْنَ عِبَادِكَ فِي مَا كَانُوا فِيهِ يَخْتَلِفُونَ ﴿٤٦﴾

47. ಈ ಅಕ್ರಮಿಗಳ ವಶದಲ್ಲಿ ಭೂಮಿಯ ಸಕಲ ಸಂಪತ್ತು ಇದ್ದರೂ ಮತ್ತು ಅಷ್ಟೇ ಇನ್ನೂ ಇದ್ದರೂ ಅವರು ಇದೆಲ್ಲವನ್ನೂ ಪುನರುತ್ಥಾನ ದಿನದ ಕೆಟ್ಟ ಯಾತನೆಯಿಂದ ಪಾರಾಗಲಿಕ್ಕಾಗಿ ಪರಿಹಾರವಾಗಿ ಕೊಡಲು ಸಿದ್ಧರಾಗುವರು. ಅಲ್ಲಿ ಅಲ್ಲಾಹನ ಕಡೆಯಿಂದ ಇವರು ನಿರೀಕ್ಷಿಸದ ಇದ್ದುದೆಲ್ಲವೂ ಇವರ ಮುಂದೆ ಬರುವುದು.

وَلَوْ أَنَّ لِلَّذِينَ ظَلَمُوا مَا فِي الْأَرْضِ
جَمِيعًا وَمِثْلَهُ مَعَهُ لَافْتَدَوْا بِهِ
مِنْ سُوءِ الْعَذَابِ يَوْمَ الْقِيَامَةِ
وَبَدَأَ لَهُمْ مِنَ اللَّهِ مَا لَمْ يَكُونُوا
يَحْتَسِبُونَ ﴿٤٧﴾

48. ಅಲ್ಲಿ ಇವರಿಗೆ, ಇವರ ಗಳಿಕೆಯ ದುಷ್ಟರಿಣಾಮಗಳೆಲ್ಲವೂ ಬಯಲಾಗಿ ಬಿಡುವುವು. ಯಾವುದನ್ನು ಇವರು ಅಪಹಾಸ್ಯ ಮಾಡುತ್ತಿದ್ದರೋ ಅದುವೇ ಇವರ ಮೇಲೆ ಎರಗುವುದು.

وَبَدَأَ لَهُمْ سَيِّئَاتٍ مَا كَسَبُوا وَحَاقَ
بِهِمْ مِمَّا كَانُوا بِهِ يَسْتَهْزِئُونَ ﴿٤٨﴾

49. ಇದೇ ಮಾನವನಿಗೆ ಒಂದಿಷ್ಟು ಸಂಕಷ್ಟವು ಬಂದಾಗ ಅವನು ನಮ್ಮನ್ನು ಪ್ರಾರ್ಥಿಸುತ್ತಾನೆ ಮತ್ತು ನಾವು ಅವನಿಗೆ ನಮ್ಮ ಕಡೆಯಿಂದ ಕೊಡುಗೆಗಳನ್ನು ಕೊಟ್ಟು ಉಬ್ಬಿಸಿದಾಗ, "ಇದನ್ನು ನನಗೆ ಜ್ಞಾನದ ಆಧಾರದಲ್ಲಿ ಕೊಡಲಾಗಿದೆ" ಎನ್ನುತ್ತಾನೆ. ಅಲ್ಲ, ವಾಸ್ತವದಲ್ಲಿ ಇದು ಪರೀಕ್ಷೆಯಾಗಿದೆ. ಆದರೆ ಇವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.

فَإِذَا مَسَّ الْإِنْسَانَ ضُرٌّ دَعَانَا
ثُمَّ إِذَا خَوَّلَهُ نِعْمَةً مِنَّا قَالَ
إِنَّمَا أُوتِيتُهُ عَلَىٰ عِلْمٍ بَلْ هِيَ فِتْنَةٌ
وَلَكِن آكْرَهُمْ لَا يَعْلَمُونَ ﴿٤٩﴾

50. ಈ ಮಾತನ್ನೇ ಇವರಿಗಿಂತ ಮುಂಚೆ ಗತಿಸಿದವರೂ ಹೇಳಿದ್ದಾರೆ. ಆದರೆ ಅವರು ಗಳಿಸುತ್ತಿದ್ದುದು ಅವರಿಗೇನೂ ಫಲಕಾರಿಯಾಗಲಿಲ್ಲ.

قَدْ قَالَهَا الَّذِينَ مِنْ قَبْلِهِمْ فَمَا
أَغْنَىٰ عَنْهُمْ مِمَّا كَانُوا يَكْسِبُونَ ﴿٥٠﴾

51. ಅನಂತರ ಅವರು ತಮ್ಮ ಗಳಿಕೆಯ ಕೆಟ್ಟ ಫಲವನ್ನು ಅನುಭವಿಸಿದರು ಮತ್ತು ಇವರ ಪೈಕಿಯೂ ಅಕ್ರಮಿಯಾಗುವವರು ಸದ್ಯದಲ್ಲೇ ತಮ್ಮ ಗಳಿಕೆಯ ದುಷ್ಟಲವನ್ನು ಅನುಭವಿಸುವರು. ಇವರು ನಮ್ಮನ್ನು ಮಣಿಸಲಾರರು.

فَأَصَابَهُمْ سَيِّئَاتٌ مَا كَسَبُوا وَالَّذِينَ
ظَلَمُوا مِنْ هَؤُلَاءِ سَيُصِيبُهُمْ سَيِّئَاتٌ
مَا كَسَبُوا وَمَا هُمْ بِمُعْجِزِينَ ﴿٥١﴾

ಅಲ್ಲಾಹನನ್ನು ನಂಬುತ್ತೇವೆ ಎಂದು ಅವರು ಹೇಳುತ್ತಾರೆ. ಆದರೆ ಏಕದೇವನ ಪ್ರಸ್ತಾಪ ಮಾಡಿದಾಗ ಅವರು ಮುಖ ಗಂಟಿಕ್ಕಿ ಕೊಳ್ಳುತ್ತಾರೆ. 'ಇವರು ಮಹಾಪುರುಷರನ್ನು ಮತ್ತು ಔಲಿಯಾಗಳನ್ನು ನಂಬುವುದಿಲ್ಲ. ಆದ್ದರಿಂದ ಅಲ್ಲಾಹನ ಬಗ್ಗೆ ಪ್ರಸ್ತಾಪಿಸುತ್ತಿದ್ದಾರೆ ಎಂದು ಹೇಳುತ್ತಾರೆ. ಬೇರೆಯವರ ಬಗ್ಗೆ ಪ್ರಸ್ತಾಪಿಸಿದರೆ ಅವರ ಹೃದಯ ಕೇವಲ ಅರಳುತ್ತದೆ ಮತ್ತು ಮುಖ ಪ್ರಪುಲಿತವಾಗುತ್ತದೆ.

52. ಅಲ್ಲಾಹನು ತಾನಿಚ್ಛಿಸಿದವರ ಜೀವನಾಧಾರವನ್ನು ವಿಸ್ಮಯಗೊಳಿಸಿ ಬಿಡುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಅದನ್ನು ಪರಿಮಿತಗೊಳಿಸುತ್ತಾನೆಂಬುದು ಇವರಿಗೆ ಗೊತ್ತಿಲ್ಲವೇ? ವಿಶ್ವಾಸವಿರುವವರಿಗೆ ಇದರಲ್ಲಿ ನಿದರ್ಶನಗಳಿವೆ.

أَوَلَمْ يَعْلَمُوا أَنَّ اللَّهَ يَبْسُطُ الرِّسْقَ
لِمَنْ يَشَاءُ وَيَقْدِرُ إِنَّ فِي ذَلِكَ
لَآيَاتٍ لِّقَوْمٍ يُؤْمِنُونَ ﴿٥٢﴾

53. (ಸಂದೇಶವಾಹಕರೇ, ನನ್ನ ಪರವಾಗಿ) ಹೇಳಿರಿ; ತಮ್ಮ ಮೇಲೆಯೇ ಅತಿರೇಕವೆಸಗಿಕೊಂಡಿರುವ ನನ್ನ ದಾಸರೇ! ಅಲ್ಲಾಹನ ಕರುಣೆಯ ಬಗ್ಗೆ ನಿರಾಶರಾಗಬೇಡಿರಿ. ನಿಶ್ಚಯವಾಗಿಯೂ ಅಲ್ಲಾಹನ ಸಕಲ ಪಾಪಗಳನ್ನು ಕ್ಷಮಿಸಿ ಬಿಡುತ್ತಾನೆ. ಅವನಂತು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

قُلْ لِعِبَادِيَ الَّذِينَ أَسْرَفُوا عَلَى
أَنْفُسِهِمْ لَا تَقْنَطُوا مِنْ رَحْمَةِ اللَّهِ
إِنَّ اللَّهَ يَغْفِرُ الذُّنُوبَ جَمِيعًا إِنَّ اللَّهَ
هُوَ الْغَفُورُ الرَّحِيمُ ﴿٥٣﴾

54. ನಿಮ್ಮ ಪ್ರಭುವಿನೆಡೆಗೆ ಮರಳಿ ಬನ್ನಿರಿ ಮತ್ತು ಅವನ ಶರಣಾಗತ ದಾಸರಾಗಿ ಬಿಡಿರಿ - ನಿಮ್ಮ ಮೇಲೆ ಯಾತನೆ ಎರಗಿ ಬಿಡುವ ಹಾಗೂ ಮತ್ತೆಲ್ಲಿಂದಲೂ ನಿಮಗೆ ಸಹಾಯ ಸಿಗಲಾರದ ಸ್ಥಿತಿ ಬರುವುದಕ್ಕೆ ಮುಂಚೆ.

وَإِنِّيَبُؤُوا إِلَىٰ رَبِّكُمْ وَأَسْلِمُوا آلَهُ
مِنْ قَبْلِ أَنْ يَأْتِيَكُمُ الْعَذَابُ ثُمَّ
لَا تُنصَرُونَ ﴿٥٤﴾

55. ಮತ್ತು ನಿಮ್ಮ ಕಡೆಗೆ ನಿಮ್ಮ ಪ್ರಭುವಿನ ಕಡೆಯಿಂದ ಕಳುಹಿಸಲಾಗಿರುವ ಗ್ರಂಥದ ಅತ್ಯುತ್ತಮ ತಾತ್ಪರ್ಯವನ್ನು ಅನುಸರಿಸಿರಿ-¹⁰ ನಿಮಗೆ ಅರಿವೇ ಇಲ್ಲದಂತೆ ನಿಮ್ಮ ಮೇಲೆ ಹಠಾತ್ತನೆ ಯಾತನೆಯು ಬಂದೆರಗುವುದಕ್ಕೆ ಮುಂಚೆ-

وَاتَّبِعُوا أَحْسَنَ مَا أُنزِلَ إِلَيْكُمْ
مِّنْ سَرِّكُمْ مِّنْ قَبْلِ أَنْ يَأْتِيَكُمُ
الْعَذَابُ بَغْتَةً وَ أَنْتُمْ لَا تَشْعُرُونَ ﴿٥٥﴾

56. ಅನಂತರ ಯಾರಾದರೂ "ನಾನು ಅಲ್ಲಾಹನ ಮುಂದೆ ಮಾಡುತ್ತಿದ್ದ ಅಪರಾಧವು ಖೇದನೀಯ, ನಾನಂತು ಅಪಹಾಸ್ಯ ಮಾಡುವವರ ಸಾಲಿಗೆ ಸೇರಿದ್ದೆನು" ಎಂದು ಹೇಳುವಂತಾಗದಿರಲಿ-

أَنْ تَقُولَ نَفْسٌ يُحَسِّرُنِي عَلَىٰ مَا
فَرَّطْتُ فِي جَنْبِ اللَّهِ وَإِنْ كُنْتُ
لَمِنَ السَّخِرِينَ ﴿٥٦﴾

9. ಕೆಲವರು ಈ ಪದವನ್ನು ವಿಚಿತ್ರ ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಅಲ್ಲಾಹನು ಪ್ರವಾದಿವರ್ಯರಿಗೆ(ಸ) ಸ್ವತಃ, "ಓ ನನ್ನ ದಾಸರೇ!" ಎಂದು ಜನರನ್ನು ಕರೆಯಲು ಆದೇಶಿಸಿದ್ದಾನೆ. ಆದ್ದರಿಂದ ಮಾನವರೆಲ್ಲರೂ ಪ್ರವಾದಿವರ್ಯರ(ಸ) ದಾಸರಾಗಿದ್ದಾರೆ ಎನ್ನುತ್ತಾರೆ. ಇದು ವಾಸ್ತವದಲ್ಲಿ ವ್ಯಾಖ್ಯಾನವಲ್ಲ - ದುರ್ವ್ಯಾಖ್ಯಾನವಾಗಿದೆ. ಇದನ್ನು ಪವಿತ್ರ ಕುರ್ಆನಿನ ಅತ್ಯಂತ ಹೇಯವಾದ ಅರ್ಥವಿಕ್ಕತಿಯೆಂದೂ ಅಲ್ಲಾಹನ ವಾಣಿಯೊಂದಿಗೆ ಆಡುವ ಆಟವೆಂದೂ ಹೇಳಲಾಗಿದೆ. ಈ ವ್ಯಾಖ್ಯಾನ ಸರಿಯೆಂದಾದರೆ ಅನಂತರ ಪವಿತ್ರ ಕುರ್ಆನ್ ಸಾದ್ಯಂತ ತಪ್ಪೆನ್ನಬೇಕಾಗುತ್ತದೆ. ಏಕೆಂದರೆ ಪವಿತ್ರ ಕುರ್ಆನ್ ಸಾದ್ಯಂತ ಮಾನವ, ಅಲ್ಲಾಹನ ದಾಸರು ಮಾತ್ರ ಆಗಿದ್ದಾರೆಂದು ಸಾರುತ್ತದೆ. ನೀವು ಓರ್ವ ಅಲ್ಲಾಹನನ್ನಲ್ಲದೆ ಯಾರ ದಾಸ್ಯವನ್ನೂ ಕೈಗೊಳ್ಳಬಾರದೆಂದು ಅದು ಕರೆ ನೀಡುತ್ತದೆ.

10. ಅಲ್ಲಾಹನ ಗ್ರಂಥದ ಅತ್ಯುತ್ತಮ ತಾತ್ಪರ್ಯವನ್ನು ಅನುಸರಿಸುವುದೆಂದರೆ ಅಲ್ಲಾಹನು ಯಾವ ಕೆಲಸವನ್ನು ಮಾಡುವ ಆದೇಶ ಕೊಟ್ಟಿದ್ದಾನೋ ಅದನ್ನು ಅನುಸರಿಸುವುದು, ಯಾವ ಕಾರ್ಯಗಳಿಂದ ತಡೆದಿದ್ದಾನೋ ಅದರಿಂದ ದೂರ ನಿಲ್ಲುವುದು, ಉದಾಹರಣೆ ಮತ್ತು ಘಟನೆಯ ರೂಪದಲ್ಲಿ ಅವನು ಯಾವುದನ್ನೆಲ್ಲಾ ವಿವರಿಸಿದ್ದಾನೋ ಅದರಿಂದ ಪಾಠಕಲಿಯುವುದು. ಅದಕ್ಕೆ ಪ್ರತಿಯಾಗಿ ಯಾರು ಆಜ್ಞೋಲ್ಲಂಘನೆ ಮಾಡುತ್ತಾನೋ, ನಿಷಿದ್ಧ ಕಾರ್ಯಗಳನ್ನು ಮಾಡುತ್ತಾನೋ, ಅಲ್ಲಾಹನ ಉಪದೇಶ ಮತ್ತು ಬೋಧನೆಗಳಿಂದ ಪಾಠ ಕಲಿಯುವುದಿಲ್ಲವೋ ಅವನು ಅಲ್ಲಾಹನ ಗ್ರಂಥದ ಕೆಟ್ಟ ತಾತ್ಪರ್ಯವನ್ನು ಅನುಸರಿಸಿದನು. ಅರ್ಥಾತ್, ಅಲ್ಲಾಹನ ಗ್ರಂಥ ಕೆಟ್ಟದ್ದೆಂದು ಸಾರಿದ ಅಂಶಗಳನ್ನು ಅನುಸರಿಸಿದನು.

57. ಅಥವಾ "ಅಯ್ಯೋ, ಅಲ್ಲಾಹನು ನನಗೆ ಮಾರ್ಗದರ್ಶನ ನೀಡಿರುತ್ತಿದ್ದರೆ ನಾನೂ ದೇವನಿಷ್ಠರಲ್ಲಾಗುತ್ತಿದ್ದೆ" ಎಂದು-
58. ಅಥವಾ ಯಾತನೆಯನ್ನು ಕಣ್ಣಾರೆ ಕಂಡು, "ಅಯ್ಯೋ ನನಗೆ ಇನ್ನೊಂದು ಅವಕಾಶ ಸಿಕ್ಕಿ ಬಿಟ್ಟರೆ ನಾನೂ ಸತ್ಕರ್ಮವೆಸಗುವವರಲ್ಲಾಗಿ ಬಿಡುತ್ತಿದ್ದೆ" ಎಂದು ಹೇಳುವಂತಾಗದಿರಲಿ.
59. (ಆಗ ಅವನಿಗೆ) "ಏಕೆ? ನನ್ನ ವಚನಗಳು ನಿನ್ನ ಬಳಿಗೆ ಬಂದಿದ್ದುವು. ಅನಂತರ ನೀನು ಅವುಗಳನ್ನು ಸುಳ್ಳಾಗಿಸಿದೆ ಮತ್ತು ದುರಹಂಕಾರ ತೋರಿದೆ, ನೀನು ಸತ್ಯನಿಷ್ಠೆಗಳಲ್ಲಾದೆ" (ಎಂಬ ಉತ್ತರ ಸಿಗುವಂತೆಯೂ ಆಗಬಾರದು).
60. ಇಂದು ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸಿದವರ ಮುಖವು ಪುನರುತ್ಥಾನದಿನ ಕಪ್ಪಾಗಿ ಬಿಟ್ಟಿರುವುದನ್ನು ನೀವು ಕಾಣುವಿರಿ. ದುರಹಂಕಾರಿಗಳಿಗೆ ನರಕದಲ್ಲಿ ಸಾಕಷ್ಟು ಸ್ಥಳವಿಲ್ಲವೇ?
61. ಇದಕ್ಕೆ ವ್ಯತಿರಿಕ್ತವಾಗಿ, ಇಲ್ಲಿ ದೇವಭಯವುಳ್ಳವರಾಗಿದ್ದ ಜನರ ವಿಜಯ ಸಾಧನಗಳ ಕಾರಣ, ಅಲ್ಲಾಹನು ಅವರಿಗೆ ಮೋಕ್ಷ ನೀಡುವನು. ಅಲ್ಲಿ ಅವರಿಗೆ ಯಾವ ಹಾನಿಯೂ ತಟ್ಟದು ಮತ್ತು ಅವರು ದುಃಖಿತರಾಗಲಾರರು.
62. ಅಲ್ಲಾಹನು ಸಕಲ ವಸ್ತುಗಳ ಸೃಷ್ಟಿಕರ್ತನು ಮತ್ತು ಅವನೇ ಸಕಲ ವಸ್ತುಗಳ ಮೇಲ್ವಿಚಾರಕನಾಗಿರುವನು.
63. ಭೂಮಿ-ಆಕಾಶಗಳ ಭಂಡಾರಗಳ ಬೀಗದ ಕೈಗಳು ಅವನ ವಶದಲ್ಲೇ ಇವೆ ಮತ್ತು ಅಲ್ಲಾಹನ ಸೂಕ್ತಗಳನ್ನು ನಿಷ್ಠೆಧಿಸುವವರೇ ನಷ್ಟ ಹೊಂದುವವರಾಗಿದ್ದಾರೆ.
64. (ಸಂದೇಶವಾಹಕರೇ) ಇವರೊಡನೆ ಹೇಳಿರಿ; "ತಿಳಿಗೇಡಿಗಳೇ, ನೀವು ಅಲ್ಲಾಹನ ಹೊರತು ಇತರರ ಆರಾಧನೆ ಮಾಡಲು ನನ್ನೊಡನೆ ಹೇಳುತ್ತೀರಾ?"
65. (ನೀವು ಇದನ್ನು ಅವರೊಡನೆ ಸ್ಪಷ್ಟವಾಗಿ ಹೇಳಿ ಬಿಡಬೇಕು. ಏಕೆಂದರೆ) ನೀವು ಬಹು ದೇವತ್ವವೆಸಗಿದರೆ ನಿಮ್ಮ ಕರ್ಮವು ನಿರರ್ಥಕಗೊಳ್ಳುವುದು ಮತ್ತು ನೀವು ನಷ್ಟ ಹೊಂದುವವರಲ್ಲಾಗು

أَوْ تَقُولَ لَوْ أَنَّ اللَّهَ هَدَانِي لَكُنْتُ مِنَ الْمُتَّقِينَ ﴿٥٧﴾

أَوْ تَقُولَ حِينَ تَرَى الْعَذَابَ لَوْ أَنَّ لِي كَرَّةً فَأَكُونَ مِنَ الْمُحْسِنِينَ ﴿٥٨﴾

بَلَىٰ قَدْ جَاءَتْكَ آيَاتِي فَكَذَّبْتَ بِهَا وَاسْتَكْبَرْتَ وَكُنْتَ مِنَ الْكٰفِرِينَ ﴿٥٩﴾

وَيَوْمَ الْقِيٰمَةِ تَرَى الَّذِينَ كَذَبُوا عَلَىٰ اللَّهِ وَجُهُهُمْ مُّسْوَدَّةٌ ۗ أَلَيْسَ فِي جَهَنَّمَ مَثْوًى لِّلْمُتَكَبِّرِينَ ﴿٦٠﴾

وَيُنَبِّئُ اللَّهُ الَّذِينَ اتَّقَوْا بِمَقَازَتِهِمْ ۖ لَا يَسْسُهُمُ الشُّوْءُ وَلَا هُمْ يَحْزَنُونَ ﴿٦١﴾

اللَّهُ خَالِقُ كُلِّ شَيْءٍ ۖ وَهُوَ عَلَىٰ كُلِّ شَيْءٍ وَكِيلٌ ﴿٦٢﴾

لَهُ مَقَالِيدُ السَّمٰوٰتِ وَالْاَرْضِ ۗ وَالَّذِينَ كَفَرُوا بِآيٰتِ اللّٰهِ اُولٰٓئِكَ هُمُ الْخٰسِرُونَ ﴿٦٣﴾

قُلْ اَفَغَيْرِ اللّٰهِ تَاْمُرُوْنَۙ اَعْبُدُوْا اِيَّهَا الْجٰهِلُوْنَ ﴿٦٤﴾

وَلَقَدْ اُوْحِيَ اِلَيْكَ وَاِلَى الَّذِيْنَ مِنْ قَبْلِكَ ۗ لَئِنْ اَشْرَكْتَ لَيَحْبَطَنَّ عَمٰلُكَ

<p>ವಿರೆಂದು ನಿಮ್ಮ ಕಡೆಗೂ ನಿಮಗಿಂತ ಮುಂಚೆ ಗತಿಸಿದ ಸಕಲ ಪ್ರವಾದಿಗಳ ಕಡೆಗೂ 'ದಿವ್ಯವಾಣಿ' ಕಳುಹಿಸಲಾಗಿದೆ.</p>	<p>وَلَتَكُونَنَّ مِنَ الْخٰسِرِيْنَ ﴿٦٦﴾</p>
<p>66. ಆದುದರಿಂದ (ಸಂದೇಶವಾಹಕರೇ) ನೀವು ಕೇವಲ ಅಲ್ಲಾಹನ ಆರಾಧನೆಯನ್ನು ಮಾಡಿರಿ ಮತ್ತು ಕೃತಜ್ಞ ದಾಸರಲ್ಲಾಗಿರಿ.</p>	<p>بِئَلٰهٍ لَّعَبَدُوْا وَكُنْ مِنَ الشَّاكِرِيْنَ ﴿٦٧﴾</p>
<p>67. ಇವರು ಅಲ್ಲಾಹನನ್ನು ಗೌರವಿಸಬೇಕಾದ ರೀತಿಯಲ್ಲಿ ಗೌರವಿಸಲಿಲ್ಲ. (ಅವನೆಂತಹ ಮಹಿಮಾವಂತನೆಂದರೆ) ಪುನರುತ್ಥಾನ ದಿನ ಇಡೀ ಭೂಮಿಯು ಅವನ ಮುಷ್ಟಿಯೊಳಗಿರುವುದು ಮತ್ತು ಆಕಾಶಗಳು ಅವನ ಬಲಗೈಯಲ್ಲಿ ಸುತ್ತಿಕೊಂಡಿರುವುವು.¹¹ ಇವರು ಮಾಡುತ್ತಿರುವ ಬಹು ದೇವತ್ವದಿಂದ ಅವನು ಪಾವನನೂ ಅತ್ಯುನ್ನತನೂ ಆಗಿರುತ್ತಾನೆ.</p>	<p>وَمَا قَدَّرُوا اللّٰهَ حَقَّ قَدْرِهِۦٓ وَ الْاَرْضُ جَمِيْعًا قَبْضَتُهُ يَوْمَ الْقِيٰمَةِ وَ السَّمٰوٰتُ مَطْوِيٰتٌ بِيَمِيْنِهٖٓ سُبْحٰنَهُ وَ تَعٰلٰى عَمَّا يُشْرِكُوْنَ ﴿٦٨﴾</p>
<p>68. ಅಂದು ಸೂರ್ (ಕಹಳೆ) ಊದಲ್ಪಡುವುದು ಮತ್ತು ಅಲ್ಲಾಹ್ ಯಾರನ್ನು ಜೀವಂತವಾಗಿರಿಸಲಿಚ್ಛಿಸುವನೋ ಅವನ ಹೊರತು ಭೂಮಿ-ಆಕಾಶಗಳಲ್ಲಿರುವವರೆಲ್ಲರೂ ಸತ್ತು ಬೀಳುವರು. ತರುವಾಯ ಇನ್ನೊಂದು ಕಹಳೆ ಊದಲ್ಪಡುವುದು ಮತ್ತು ಒಮ್ಮೆಲೇ ಎಲ್ಲರೂ ಎದ್ದು ನೋಡ ತೊಡಗುವರು.</p>	<p>وَ نُفِخَ فِي الصُّوْرِ فَصَعِقَ مَنْ فِي السَّمٰوٰتِ وَ مَنْ فِي الْاَرْضِ اِلَّا مَنْ شَاءَ اللّٰهُ ثُمَّ نُفِخَ فِيْهِ اٰخَرٰى فَاِذَا هُمْ قِيٰمًا يَنْظُرُوْنَ ﴿٦٩﴾</p>
<p>69. ಭೂಮಿಯು ತನ್ನ ಪ್ರಭುವಿನ ಜ್ಯೋತಿಯಿಂದ ಬೆಳಗುವುದು. ಕರ್ಮಗ್ರಂಥವು ತಂದಿರಿಸಲ್ಪಡುವುದು. ಪ್ರವಾದಿಗಳೂ ಎಲ್ಲ ಸಾಕ್ಷಿಗಳೂ ಹಾಜರುಗೊಳಿಸಲ್ಪಡುವರು. ಜನರ ನಡುವೆ ಸರಿಯಾಗಿ ನ್ಯಾಯಸಹಿತ ತೀರ್ಮಾನ ಮಾಡಿ ಬಿಡಲಾಗುವುದು. ಅವರ ಮೇಲೆ ಯಾವ ಅಕ್ರಮವೂ ಆಗದು-</p>	<p>وَ اَشْرَقَتِ الْاَرْضُ بِنُوْرِ رَبِّهَا وَ وُضِعَ الْكِتٰبُ وَ جِئَتْ بِالنَّبِيِّیْنَ وَ الشُّهَدَآءِ وَ قُضِيَ بَيْنَهُمْ بِالْحَقِّ وَ هُمْ لَا يَظْمُرُوْنَ ﴿٧٠﴾</p>
<p>70. ಮತ್ತು ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡಿದ್ದ ಕರ್ಮಗಳ ಸರ್ವಸಂಪೂರ್ಣ ಪ್ರತಿಫಲ ನೀಡಲಾಗುವುದು. ಜನರು ಮಾಡುತ್ತಿರುವುದೆಲ್ಲವನ್ನೂ ಅಲ್ಲಾಹನು ಚೆನ್ನಾಗಿ ಅರಿತಿರುತ್ತಾನೆ.</p>	<p>وَ وُفِّيَتْ كُلُّ نَفْسٍ مَّا عَمِلَتْ وَ هُوَ اَعْلَمُ بِمَا يَفْعَلُوْنَ ﴿٧١﴾</p>
<p>11. ಭೂಮಿ-ಆಕಾಶಗಳಲ್ಲಿ ಅಲ್ಲಾಹನಿಗೆ ಪರಮಾಧಿಕಾರವಿದೆ ಎಂಬ ಚಿತ್ರಣವನ್ನು ನೀಡಲಿಕ್ಕಾಗಿ 'ಮುಷ್ಟಿಯೊಳಗಿರುವ' ಮತ್ತು 'ಕೈಯಲ್ಲಿ ಸುತ್ತಿಕೊಂಡಿರುವ' ಅಲಂಕಾರವನ್ನು ಬಳಸಲಾಗಿದೆ. ವ್ಯಕ್ತಿ ಸಣ್ಣ ಚೆಂಡೊಂದನ್ನು ಅಂಗೈಯಲ್ಲಿ ಅದುಮಿ ಹಿಡಿಯುತ್ತಾನೆ. ಅವನ ಪಾಲಿಗೆ ಇದೊಂದು ಸುಲಭದ ಕೆಲಸವಾಗಿದೆ. ಹಾಗೆಯೇ ಒಬ್ಬ ವ್ಯಕ್ತಿ ಕರವಸ್ತ್ರವನ್ನು ಕೈಗೆ ಸುತ್ತಿಕೊಳ್ಳುತ್ತಾನೆ. ಅವನ ಪಾಲಿಗೆ ಅದು ತ್ರಾಸದಾಯಕ ಕೆಲಸವೇನೂ ಅಲ್ಲ. ಹಾಗೆಯೇ ಅಲ್ಲಾಹನ ಮಹಾನತೆ ಮತ್ತು ಹಿರಿತನವನ್ನು ಅಂದಾಜಿಸಲು ಅಶಕ್ತರಾದ ಮಾನವರೆಲ್ಲರೂ ನಿರ್ಣಾಯಕ ದಿನದಂದು ಭೂಮಿ-ಆಕಾಶಗಳು ಅಲ್ಲಾಹನ ಸಾಮರ್ಥ್ಯದ ಮುಂದೆ ಕ್ಷುಲ್ಲಕವಾದ ಚೆಂಡು ಅಥವಾ ಸಣ್ಣ ಕರವಸ್ತ್ರದಂತೆ ಆಗಿ ಬಿಡುವುದನ್ನು ಕಣ್ಣಾರೆ ಕಾಣುವರು.</p>	

71. (ಈ ತೀರ್ಮಾನದ ಬಳಿಕ) ಸತ್ಯನಿಷೇಧಿಗಳು ಗುಂಪು ಗುಂಪುಗಳಾಗಿ ನರಕದ ಕಡೆಗೆ ಅಟ್ಟಿಲ್ಲಡುವರು. ಅವರು ಅಲ್ಲಿಗೆ ತಲುಪಿದಾಗ ಅದರ ದ್ವಾರಗಳು ತೆರೆಯಲ್ಪಡುವವು ಮತ್ತು ಅದರ ಕಾವಲು ಗಾರರು ಅವರೊಡನೆ, "ನಿಮಗೆ ನಿಮ್ಮ ಪ್ರಭುವಿನ ವಚನಗಳನ್ನು ತಿಳಿಸುವ ಹಾಗೂ ನಿಮಗೊಮ್ಮೆ ಈ ದಿನವನ್ನೂ ಕಾಣ ಬೇಕಾಗುವುದೆಂದು ಎಚ್ಚರಿಸುವ ಸಂದೇಶವಾಹಕರು ನಿಮ್ಮೊಳಗಿಂದಲೇ ನಿಮ್ಮ ಕಡೆಗೆ ಬಂದಿರಲಿಲ್ಲವೇ?" ಎಂದು ಕೇಳುವರು. ಅವರು ಹೀಗೆ ಉತ್ತರ ಕೊಡುವರು; "ಹೌದು ಬಂದಿದ್ದರು, ಆದರೆ ಯಾತನೆಯ ತೀರ್ಮಾನವು ಸತ್ಯನಿಷೇಧಿಗಳನ್ನು ಅಂಟಿ ಕೊಂಡಿತು."

وَسَيَقُ الَّذِينَ كَفَرُوا إِلَىٰ جَهَنَّمَ زُمَرًا ۗ
حَتَّىٰ إِذَا جَاءُوهَا فَتَبَحَّتْ أَبْوَابُهَا وَ
قَالَ لَهُمْ خَزَنَتُهَا أَلَمْ يَأْتِكُمْ رُسُلٌ
مِّنكُمْ يَتْلُونَ عَلَيْكُمْ آيَاتِ رَبِّكُمْ
وَيُنذِرُونَكُمْ لِقَاءَ يَوْمِكُمْ هَٰذَا ۗ
قَالُوا بَلَىٰ وَلَٰكِنْ حَقَّتْ كَلِمَةُ
الْعَذَابِ عَلَىٰ الْكَافِرِينَ ﴿٦١﴾

72. ಆಗ ಅವರೊಡನೆ, "ನರಕದ ದ್ವಾರಗಳಲ್ಲಿ ಪ್ರವೇಶಿಸಿರಿ. ಇನ್ನು ನಿಮಗೆ ಇಲ್ಲೇ ಸದಾಕಾಲ ಇರಬೇಕಾಗಿದೆ. ದುರಹಂಕಾರಿಗಳಿಗಾಗಿರುವ ಅತ್ಯಂತ ಕೆಟ್ಟ ನಿವಾಸವಿದು" ಎನ್ನಲಾಗುವುದು.

قِيلَ ادْخُلُوا أَبْوَابَ جَهَنَّمَ خَالِدِينَ
فِيهَا ۗ فَيَسَّ مَثْوَىٰ الْمُتَكَبِّرِينَ ﴿٦٢﴾

73. ತಮ್ಮ ಪ್ರಭುವಿನ ಆಜ್ಞೋಲ್ಲಂಘನೆಯಿಂದ ದೂರವಿರುತ್ತಿದ್ದವರನ್ನು ಗುಂಪು ಗುಂಪುಗಳಾಗಿ ಸ್ವರ್ಗದ ಕಡೆಗೆ ಒಯ್ಯಲಾಗುವುದು. ಅವರು ಅಲ್ಲಿಗೆ ತಲಪುವಾಗ ಅದರ ದ್ವಾರಗಳು ಮೊದಲೇ ತೆರೆದಿರಿಸಲ್ಪಟ್ಟಿರುವವು. ಆಗ ಅದರ ವ್ಯವಸ್ಥಾಪಕರು ಅವರೊಡನೆ, "ನಿಮಗೆ ಸಲಾಮ್ (ನಿಮ್ಮ ಮೇಲೆ ಶಾಂತಿ ಇರಲಿ) ಬಹಳ ಚೆನ್ನಾಗಿದ್ದಿರಿ. ಇದರೊಳಗೆ ಸದಾಕಾಲಕ್ಕಾಗಿ ಪ್ರವೇಶಿಸಿಕೊಳ್ಳಿರಿ" ಎನ್ನುವರು.


وَسَيَقُ الَّذِينَ الَّذِينَ اتَّقَوْا رَبَّهُمْ إِلَىٰ الْجَنَّةِ
رُحَمَاءَ مُطْمَأِنَّةٍ إِذَا جَاءُوهَا وَتَبَحَّتْ
أَبْوَابُهَا ۗ وَقَالَ لَهُمْ خَزَنَتُهَا سَلَامٌ
عَلَيْكُمْ طِبْتُمْ فَادْخُلُوهَا خَالِدِينَ ﴿٦٣﴾

74. ಆಗ ಇವರು ಹೇಳುವರು; "ನಮ್ಮೊಂದಿಗೆ ತನ್ನ ವಾಗ್ದಾನವನ್ನು ಸತ್ಯಗೊಳಿಸಿದ ಹಾಗೂ ನಮ್ಮನ್ನು ಭೂಮಿಯ ವಾರೀಸುದಾರರಾಗಿ ಮಾಡಿದ ಅಲ್ಲಾಹನಿಗೆ ಕೃತಜ್ಞತೆಗಳು. ಇನ್ನು ನಾವು ಸ್ವರ್ಗದಲ್ಲಿ ನಮಗಿಷ್ಟು ಬಂದ ಕಡೆ ನಮ್ಮ ನಿವಾಸ ಮಾಡಿಕೊಳ್ಳಬಹುದು." ಹೀಗೆ, ಕರ್ಮವೆಸಗುವವರಿಗೆ ಅತ್ಯುತ್ತಮ ಪ್ರತಿಫಲವಿದೆ.

وَقَالُوا الْحَمْدُ لِلَّهِ الَّذِي صَدَقَنَا
وَعَدَا ۗ وَأَوْثَقَنَا الْأَرْضَ ۗ نَتَّبِعُوهُ مِنَ
الْجَنَّةِ حَيْثُ نَشَاءُ ۗ فَنِعْمَ أَجْرُ الْعَامِلِينَ ﴿٦٤﴾

75. ದೇವಚರರು 'ವಿಶ್ವಸಿಂಹಾಸನದ' ಸುತ್ತಲೂ ಸಾಲುಗಟ್ಟಿ ತಮ್ಮ ಪ್ರಭುವಿನ ಪ್ರಶಂಸೆ ಮತ್ತು ಕೀರ್ತನೆ ಮಾಡುತ್ತಿರುವುದನ್ನು ನೀವು ನೋಡುವಿರಿ ಮತ್ತು ಜನರ ನಡುವೆ ಸರಿಯಾಗಿ ನ್ಯಾಯ ಪೂರ್ಣ ತೀರ್ಮಾನ ಮಾಡಿಬಿಡಲಾಗುವುದು ಮತ್ತು ಸರ್ವಲೋಕ ಪಾಲಕನಾದ ಅಲ್ಲಾಹನಿಗೇ ಸಕಲ ಸ್ತೋತ್ರಗಳೂ ಮೀಸಲೆಂದು ಸಾರಿ ಹೇಳಲಾಗುವುದು.


وَتَرَى الْمَلَائِكَةَ حَافِيَةً مِنْ حَوْلِ
الْعَرْشِ يُسَبِّحُونَ بِحَمْدِ رَبِّهِمْ ۗ
وَقُضِيَ بَيْنَهُم بِالْحَقِّ وَقِيلَ الْحَمْدُ
لِلَّهِ رَبِّ الْعَالَمِينَ ﴿٦٥﴾



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಹಾ ಮೀಮ್.
2. ಈ ಗ್ರಂಥದ ಅವತೀರ್ಣವು ಅಲ್ಲಾಹನ ಕಡೆಯಿಂದಾಗಿರುತ್ತದೆ. ಅವನು ಪ್ರಬಲನೂ ಸರ್ವಜ್ಞನೂ-
3. ಪಾಪಗಳನ್ನು ಕ್ಷಮಿಸುವವನೂ ಪಶ್ಚಾತ್ತಾಪ ಸ್ವೀಕರಿಸುವವನೂ ಕಠಿಣ ಶಿಕ್ಷೆ ಕೊಡುವವನೂ ಮಹಾ ಅನುಗ್ರಹಿಯೂ ಆಗಿರುತ್ತಾನೆ. ಅವನ ಹೊರತು ಬೇರೆ ಆರಾಧ್ಯರಿಲ್ಲ, ಸರ್ವರಿಗೂ ಅವನ ಕಡೆಗೇ ಮರಳಬೇಕಾಗಿದೆ.
4. ಸತ್ಯವನ್ನು ನಿಷೇಧಿಸಿದವರ ಹೊರತು ಇನ್ನಾರೂ ಅಲ್ಲಾಹನ ವಚನಗಳ ಬಗ್ಗೆ ಜಗಳಾಡುವುದಿಲ್ಲ. ಆದುದರಿಂದ ಜಗತ್ತಿನ ನಾಡುಗಳಲ್ಲಿ ಅವರ ಚಲನವಲನಗಳು ನಿಮ್ಮನ್ನು ವಂಚಿಸದಿರಲಿ.
5. ಇವರಿಗಿಂತ ಮುಂಚೆ ನೂಹರ ಜನಾಂಗವೂ ಸುಳ್ಳಾಗಿದೆ. ಆ ಬಳಿಕ ಇತರ ಅನೇಕ ಕೂಟಗಳೂ ಹೀಗೆ ಮಾಡಿವೆ. ಪ್ರತಿಯೊಂದು ಜನಾಂಗವೂ ತನ್ನ ಸಂದೇಶವಾಹಕನನ್ನು ಸೆರೆ ಹಿಡಿಯಲಿಕ್ಕಾಗಿ ಅವನ ಮೇಲೆ ಎರಗಿತು. ಅವರೆಲ್ಲರೂ ಮಿಥ್ಯದ ಅಸ್ತ್ರಗಳಿಂದ ಸತ್ಯವನ್ನು ಕೀಳಾಗಿಸಲು ಯತ್ನಿಸಿದರು. ಆದರೆ ಕೊನೆಗೆ ನಾನು ಅವರನ್ನು ಹಿಡಿದು ಬಿಟ್ಟೆನು. ನನ್ನ ಶಿಕ್ಷೆಯು ಎಷ್ಟು ಕಠಿಣ ವಾಗಿತ್ತೆಂದು ನೋಡಿರಿ.
6. ಇದೇ ರೀತಿಯಲ್ಲಿ ಅವರು ಖಂಡಿತವಾಗಿಯೂ ನರಕ ವಾಸಿಗಳಾಗಲಿರುವರೆಂಬ ನಿಮ್ಮ ಪ್ರಭುವಿನ ತೀರ್ಮಾನವು ಸತ್ಯ ನಿಷೇಧಿಗಳಾಗಿರುವ ಎಲ್ಲರಿಗೆ ಅನ್ವಯವಾಗಿ ಬಿಟ್ಟಿದೆ.



بِسْمِ اللَّهِ الرَّحْمَنِ الرَّحِيمِ

حَمْدٌ

تَنْزِيلُ الْكِتَابِ مِنَ اللَّهِ الْعَزِيزِ الْعَلِيمِ

غَافِرِ الذُّنُوبِ وَقَابِلِ التَّوْبِ شَدِيدِ
الْعِقَابِ ذِي الطَّوْلِ لَا إِلَهَ إِلَّا هُوَ
إِلَيْهِ الْمَصِيرُ

مَا يُجَادِلُ فِي آيَاتِ اللَّهِ إِلَّا الَّذِينَ
كَفَرُوا فَلَا يَغْرُرْكَ تَقَلُّبُهُمْ فِي الْبِلَادِ

كَذَّبَتْ قَبْلَهُمْ قَوْمُ نُوحٍ وَالْأَحْزَابُ
مِنْ بَعْدِهِمْ وَهَمَّتْ كُلُّ أُمَّةٍ
بِرَسُولِهِمْ لِيَأْخُذُوهُ وَجَدُوا بِابْنِ
لِيُدْحِضُوا بِهِ الْحَقَّ فَأَخَذْتَهُمْ
فَكَيْفَ كَانَ عِقَابِ

وَكَذَلِكَ حَقَّتْ كَلِمَتُ رَبِّكَ عَلَى الَّذِينَ
كَفَرُوا أَنَّهُمْ أَصْحَابُ السَّعِيرِ

www.pdfbooksfree.pk

7. 'ವಿಶ್ವಸಿಂಹಾಸನ'ವನ್ನು ಹೊತ್ತ ದೇವಚರರು ಮತ್ತು ಅದರ ಸುತ್ತಲೂ ಉಪಸ್ಥಿತರಿರುವವರು ತಮ್ಮ ಪ್ರಭುವಿನ ಪ್ರಶಂಸೆಯೊಂದಿಗೆ ಅವನನ್ನು ಸ್ತುತಿಸುತ್ತಿರುತ್ತಾರೆ. ಅವರು ಅವನ ಮೇಲೆ ವಿಶ್ವಾಸವಿರಿಸುತ್ತಾರೆ ಮತ್ತು ಸತ್ಯವಿಶ್ವಾಸಿಗಳ ಪಾಪ ವಿಮೋಚನೆಗಾಗಿ ಪ್ರಾರ್ಥಿಸುತ್ತಾರೆ. ಅವರು ಹೇಳುತ್ತಾರೆ; ನಮ್ಮ ಪ್ರಭೂ, ನೀನು ನಿನ್ನ ಕೃಪೆ ಮತ್ತು ನಿನ್ನ ಜ್ಞಾನದೊಂದಿಗೆ ಸಕಲ ವಸ್ತುಗಳನ್ನು ಆವರಿಸಿಕೊಂಡಿರುವೆ. ಆದುದರಿಂದ ಪಶ್ಚಾತ್ತಾಪ ಪಟ್ಟವರನ್ನು ಹಾಗೂ ನಿನ್ನ ಮಾರ್ಗವನ್ನು ಸ್ವೀಕರಿಸಿಕೊಂಡವರನ್ನು ಕ್ಷಮಿಸು ಮತ್ತು ನರಕ ಯಾತನೆಯಿಂದ ರಕ್ಷಿಸು.

الَّذِينَ يَحْمِلُونَ الْعَرْشَ وَمَنْ حَوْلَهُ يُسَبِّحُونَ بِحَمْدِ رَبِّهِمْ وَيُؤْمِنُونَ بِهِ وَيَسْتَغْفِرُونَ لِلَّذِينَ آمَنُوا رَبَّنَا وَسِعْتَ كُلَّ شَيْءٍ رَحْمَةً وَعِلْمًا فَاغْفِرْ لِلَّذِينَ تَابُوا وَاتَّبَعُوا سَبِيلَكَ وَقِهِمْ عَذَابَ الْجَحِيمِ ①

8. ನಮ್ಮ ಪ್ರಭೂ, ನೀನು ಅವರಿಗೆ ವಾಗ್ದಾನ ಮಾಡಿರುವ ಶಾಶ್ವತವಾದ ಸ್ವರ್ಗೋದ್ಧಾನಗಳಲ್ಲಿ ಅವರನ್ನು ಪ್ರವೇಶಗೊಳಿಸು. ಅವರ ಪಿತರ, ಪತ್ನಿಯರ ಮತ್ತು ಮಕ್ಕಳ ಪೈಕಿ ಸಜ್ಜನರಾದವರನ್ನು ಕೂಡಾ ಅವರೊಂದಿಗೆ ಅಲ್ಲಿಗೆ ತಲುಪಿಸು. ನಿಶ್ಚಯವಾಗಿಯೂ ನೀನು ಪ್ರಬಲನೂ ಯುಕ್ತವಂತನೂ ಆಗಿರುವೆ.

رَبَّنَا وَأَدْخِلْهُمْ جَنَّاتِ عَدْنٍ الَّتِي وَعَدْتَهُمْ وَمَنْ صَلَحَ مِنْ آبَائِهِمْ وَأَزْوَاجِهِمْ وَذُرِّيَّاتِهِمْ إِنَّكَ أَنْتَ الْعَزِيزُ الْحَكِيمُ ②

9. ಅವರನ್ನು ಕೇಡುಗಳಿಂದ ರಕ್ಷಿಸು. ನೀನು ಆ ದಿನ ಯಾರನ್ನು ಕೇಡುಗಳಿಂದ ರಕ್ಷಿಸಿದೆಯೋ ಅವನ ಮೇಲೆ ನೀನು ಮಹಾ ಕೃಪೆಗೈದೆ. ಇದುವೇ ಮಹಾ ಯಶಸ್ಸಾಗಿದೆ.

وَقِهِمُ السَّيِّئَاتِ وَمَنْ يَنْتَهِ السَّيِّئَاتِ يَوْمَئِذٍ فَقَدْ رَحِمْتَهُ وَذَلِكَ هُوَ الْفَوْزُ الْعَظِيمُ ③

10. ಸತ್ಯನಿಷೇಧಿಗಳೊಡನೆ ಪುನರುತ್ಥಾನ ದಿನ ಹೀಗೆ ಕೂಗಿ ಹೇಳಲಾಗುವುದು- "ಇಂದು ನಿಮಗೆ ನಿಮ್ಮ ಮೇಲೆ ಎಷ್ಟು ತೀವ್ರವಾದ ಕೋಪ ಬರುತ್ತಿದೆಯೋ ಅದಕ್ಕಿಂತಲೂ ತೀವ್ರವಾದ ಕೋಪವು ನಿಮ್ಮನ್ನು ಸತ್ಯವಿಶ್ವಾಸದ ಕಡೆಗೆ ಕರೆಯಲಾಗುತ್ತಿದ್ದ ವೇಳೆ ನೀವು ನಿರಾಕರಿಸುತ್ತಿದ್ದಾಗ, ಅಲ್ಲಾಹನಿಗೆ ನಿಮ್ಮ ಮೇಲೆ ಬರುತ್ತಿತ್ತು."

إِنَّ الَّذِينَ كَفَرُوا أَيْنَادُونَ كَفَعْتُ اللَّهُ أَكْبَرُ مِنْ مَقْتِكُمْ أَنْفُسَكُمْ إِذْ تُدْعَوْنَ إِلَى الْإِيمَانِ فَتَكْفُرُونَ ④

11. ಆಗ ಅವರು ಹೇಳುವರು; "ನಮ್ಮ ಪ್ರಭೂ, ನಿಜಕ್ಕೂ ನೀನು ನಮಗೆ ಎರಡು ಸಲ ಮರಣವನ್ನೂ ಎರಡು ಸಲ ಜೀವನವನ್ನೂ ನೀಡಿರುವೆ. ಈಗ ನಾವು ನಮ್ಮ ಅಪರಾಧಗಳನ್ನು ಒಪ್ಪಿ ಕೊಳ್ಳುತ್ತೇವೆ. ಈಗ ಇಲ್ಲಿಂದ ಹೊರ ಹೋಗುವ ದಾರಿ ಯಾವುದಾದರೂ ಇದೆಯೇ?" ಎನ್ನುವರು.

قَالُوا رَبَّنَا آمَنَّا إِثْنَيْنِ وَأَحْيَيْنَا إِثْنَيْنِ فَاعْتَرَفْنَا بِذُنُوبِنَا فَهَلْ إِلَى خُرُوجٍ مِنْ سَبِيلٍ ⑤

12. (ಆಗ ಅವರಿಗೆ ಹೀಗೆ ಉತ್ತರ ಸಿಗುವುದು); "ನೀವು ಈ ಅವಸ್ಥೆಗೆ

ذَلِكُمْ بِأَنَّهُ إِذَا دُعِيَ اللَّهُ وَحْدَهُ

1. ಎರಡು ಬಾರಿ ಮರಣ ಮತ್ತು ಎರಡು ಬಾರಿ ಜೀವನ ನೀಡುವುದೆಂದರೆ ಅಲ್ ಬಕರ: ಅಧ್ಯಾಯದ ಸೂಕ್ತ 28ರಲ್ಲಿ ವಿವರಿಸಿರುವುದೇ ಆಗಿದೆ.

- ತುತ್ತಾಗಲು ಕಾರಣವೇನೆಂದರೆ- ನಿಮ್ಮನ್ನು ಏಕಮಾತ್ರ ಅಲ್ಲಾಹನ ಕಡೆಗೆ ಕರೆಯುತ್ತಿದ್ದಾಗ ನೀವು ನಿರಾಕರಿಸಿದ್ದೀರಿ ಮತ್ತು ಅವನ ಜೊತೆ ಇತರರನ್ನು ಸಹಭಾಗಿಗಳಾಗಿ ಮಾಡಿದಾಗ ನೀವು ಒಪ್ಪಿ ಕೊಳ್ಳುತ್ತಿದ್ದೀರಿ. ಈಗ ತೀರ್ಮಾನವು ಅತ್ಯುನ್ನತನೂ ಮಹಾನನೂ ಆದ ಅಲ್ಲಾಹನ ಕೈಯಲ್ಲಿದೆ."
13. ಅವನೇ ನಿಮಗೆ ತನ್ನ ನಿದರ್ಶನಗಳನ್ನು ತೋರಿಸುತ್ತಾನೆ ಮತ್ತು ಆಕಾಶದಿಂದ ನಿಮಗಾಗಿ ಆಹಾರವನ್ನು ಇಳಿಸುತ್ತಾನೆ.² ಆದರೆ ಅಲ್ಲಾಹನ ಕಡೆಗೆ ಮರಳುವವನು ಮಾತ್ರ (ಈ ನಿದರ್ಶನಗಳನ್ನು ಕಂಡು) ಪಾಠ ಕಲಿಯುತ್ತಾನೆ.
14. (ಆದುದರಿಂದ ಮರಳುವವರೇ) ನಿಮ್ಮ ಧರ್ಮವನ್ನು ಅಲ್ಲಾಹನಿ ಗಾಗಿಯೇ ಮುಡಿಪಾಗಿರಿಸಿರಿ, ಅವನನ್ನೇ ಪ್ರಾರ್ಥಿಸಿರಿ. ಇದು ಸತ್ಯನಿಷೇಧಿಗಳಿಗೆ ಎಷ್ಟು ಅಪ್ರಿಯವಾಗಿದ್ದರೂ ಸರಿಯೇ.
15. ಅವನು ಅತ್ಯುನ್ನತ ಪದವಿಯುಳ್ಳವನೂ ವಿಶ್ವ ಸಿಂಹಾಸನದ ಒಡೆಯನೂ ಆಗಿರುತ್ತಾನೆ. ಭೇಟಿಯಾಗುವ ದಿನದ ಬಗ್ಗೆ ಎಚ್ಚರಿಕೆ ಕೊಡಲಿಕ್ಕಾಗಿ ಅವನು ತನ್ನ ದಾಸರ ಪೈಕಿ ತಾನಿಚ್ಛಿಸಿದವರ ಮೇಲೆ ತನ್ನ ಅಪ್ಪಣೆಯಿಂದ 'ದಿವ್ಯವಾಣಿ'ಯನ್ನು ಅವತೀರ್ಣ ಗೊಳಿಸುತ್ತಾನೆ.
16. ಎಲ್ಲ ಜನರೂ ಬಹಿರಂಗಗೊಳ್ಳುವ ಆ ದಿನ ಅವರ ಯಾವ ವಿಷಯವೂ ಅಲ್ಲಾಹನಿಂದ ಅಡಗಿರಲಾರದು. ಇಂದು ಪ್ರಭುತ್ವ ಯಾರದು? (ಎಂದು ಆ ದಿನ ಕೂಗಿ ಕೇಳಲಾಗುವುದು) ಏಕೈಕನೂ ಅಜೇಯನೂ ಆದ ಅಲ್ಲಾಹನದು. (ಎಂದು ಇಡೀ ವಿಶ್ವವು ಕೂಗಿ ಹೇಳುವುದು)
17. (ಆಗ) ಇಂದು ಪ್ರತಿಯೊಬ್ಬ ಜೀವಿಗೆ ಅವನು ಸಂಪಾದಿಸಿದುದರ ಪ್ರತಿಫಲ ನೀಡಲಾಗುವುದು. ಇಂದು ಯಾರ ಮೇಲೂ ಅನ್ಯಾಯ ಆಗದು. (ಎಂದು ಹೇಳಲಾಗುವುದು) ನಿಶ್ಚಯವಾಗಿಯೂ ಅಲ್ಲಾಹನು ಲೆಕ್ಕ ಪರಿಶೋಧನೆಯಲ್ಲಿ ಅತಿ ಶೀಘ್ರನಾಗಿರುತ್ತಾನೆ.
18. ಸಂದೇಶವಾಹಕರೇ, ಸನ್ನಿಹಿತವಾಗಿರುವ ಆ ದಿನದ ಬಗ್ಗೆ ಈ

كَفَرْتُمْ ۖ وَإِنْ يُشْرِكْ بِهِ تُؤْمِنُوا ۗ
فَالْحُكْمُ لِلَّهِ الْعَلِيِّ الْكَبِيرِ ۗ

هُوَ الَّذِي يُرِيكُمْ آيَاتِهِ وَيُنَزِّلُ
لَكُمْ مِنَ السَّمَاءِ رِزْقًا وَمَا يَتَذَكَّرُ
إِلَّا مَنْ يُنِيبُ ۗ

فَادْعُوا اللَّهَ مُخْلِصِينَ لَهُ الدِّينَ
وَكَوَكْرَةَ الْكٰفِرُونَ ۝

رَفِيعِ الدَّرَجَاتِ ذُو الْعَرْشِ يُلْقِي
الرُّوحَ مِنْ أَمْرِهِ عَلَى مَنْ يَشَاءُ
مِنْ عِبَادِهِ لِيُنْذِرَ يَوْمَ التَّلَاقِ ۝

يَوْمَ هُمْ بَارِزُونَ ۗ لَا يَخْفَىٰ عَلَى
اللَّهِ مِنْهُمْ شَيْءٌ ۗ لِسِنِّ الْمَلِكِ الْيَوْمَ
اللَّهُ الْوَاحِدُ الْقَهَّارُ ۝

الْيَوْمَ تُجْزَىٰ كُلُّ نَفْسٍ بِمَا كَسَبَتْ ۗ
لَا ظُلْمَ الْيَوْمَ ۗ إِنَّ اللَّهَ سَرِيعُ الْحِسَابِ ۝

وَأَنْذِرْهُمْ يَوْمَ الْآزِفَةِ إِذِ الْقُلُوبُ

2. ಅರ್ಥಾತ್- ಜೀವನಾಧಾರಗಳಿಗೆ ಮೂಲವಾದ ಮಳೆ ಸುರಿಸುತ್ತಾನೆ. ಜೀವನಾಧಾರಗಳ ಉತ್ಪಾದನೆಗೆ ಕಾರಣವಾದ ಬೇಸಿಗೆ ಮತ್ತು ಚಳಿಯನ್ನು ಇಳಿಸುತ್ತಾನೆ.

25. ತರುವಾಯ ಅವರು ನಮ್ಮ ಕಡೆಯಿಂದ ಸತ್ಯವನ್ನು ಅವರ ಮುಂದೆ ತಂದಾಗ ಅವರು, "ವಿಶ್ವಾಸವಿರಿಸಿ ಇವನ ಜೊತೆ ಸೇರಿಕೊಂಡವರೆಲ್ಲರ ಗಂಡು ಮಕ್ಕಳನ್ನು ವಧಿಸಿರಿ ಮತ್ತು ಹೆಣ್ಣು ಮಕ್ಕಳನ್ನು ಬದುಕಿರಲು ಬಿಡಿರಿ" ಎಂದರು. ಆದರೆ ಸತ್ಯ ನಿಷೇಧಿಗಳ ಕುತಂತ್ರವು ವ್ಯರ್ಥವಾಗಿಯೇ ಹೋಯಿತು.

فَلَمَّا جَاءَهُم بِالْحَقِّ مِنْ عِنْدِنَا
قَالُوا اقْتُلُوا أَبْنَاءَ الَّذِينَ آمَنُوا
مَعَهُ وَاسْتَحْيُوا نِسَاءَهُمْ وَمَا
كَيْدُ الْكَافِرِينَ إِلَّا فِي ضَلَالٍ ۝

26. ಒಂದು ದಿನ ಫಿರಾಫಿನನು ತನ್ನ ಆಸ್ಥಾನದವರೊಡನೆ, "ನನ್ನನ್ನು ಬಿಡಿರಿ, ನಾನು ಈ ಮೂಸಾನನ್ನು ವಧಿಸಿ ಬಿಡುತ್ತೇನೆ. ಇವನು ತನ್ನ ಪ್ರಭುವನ್ನು ಕರೆದು ನೋಡಲಿ, ಇವನು ನಿಮ್ಮ ಧರ್ಮವನ್ನು ಬದಲಿಸಿ ಬಿಡುವನು ಅಥವಾ ದೇಶದಲ್ಲಿ ಗೊಂದಲವನ್ನುಂಟು ಮಾಡುವನು ಎಂಬ ಭಯ ನನಗೆ ಉಂಟಾಗಿದೆ" ಎಂದನು.

وَقَالَ فِرْعَوْنُ ذَرُونِي أَقْتُلْ مُوسَى
وَلْيَدْعُ رَبَّهُ ۗ إِنِّي أَخَافُ أَنْ يُبَدِّلَ
دِينَكُمْ أَوْ أَنْ يُظْهِرَ فِي الْأَرْضِ الْفَسَادَ ۝

27. ಆಗ ಮೂಸಾ, "ವಿಚಾರಣೆಯ ದಿನದ ಮೇಲೆ ವಿಶ್ವಾಸವಿರಿಸದಿರುವಂತಹ ಪ್ರತಿಯೊಬ್ಬ ದುರಹಂಕಾರಿಯ ವಿರುದ್ಧ ನಾನು ನನ್ನ ಪ್ರಭು ಹಾಗೂ ನಿಮ್ಮ ಪ್ರಭುವಿನ ಅಭಯ ಪಡೆದಿರುತ್ತೇನೆ" ಎಂದರು.

وَقَالَ مُوسَىٰ إِنِّي عُذْتُ بِرَبِّي وَرَبِّكُمْ
مِّنْ كُلِّ مَتَكَبِّرٍ إِلَّا يُؤْمِنُ بِيَوْمِ
الْحِسَابِ ۝

28. ಈ ಸಂದರ್ಭದಲ್ಲಿ ತನ್ನ ಸತ್ಯವಿಶ್ವಾಸವನ್ನು ಬಚ್ಚಿಟ್ಟುಕೊಂಡಿದ್ದ ಫಿರಾಫಿನನ ವಂಶದ ಓರ್ವ ಸತ್ಯವಿಶ್ವಾಸಿಯು ಹೀಗೆ ಹೇಳಿದನು, "ನನ್ನ ಪ್ರಭು ಅಲ್ಲಾಹನಾಗಿರುತ್ತಾನೆಂದು ಹೇಳಿದುದಕ್ಕಾಗಿ ಮಾತ್ರ ನೀವು ಒಬ್ಬನನ್ನು ವಧಿಸಿ ಬಿಡುವಿರಾ? ವಸ್ತುತಃ ಅವರು ನಿಮ್ಮ ಪ್ರಭುವಿನ ಕಡೆಯಿಂದ ನಿಮ್ಮ ಬಳಿಗೆ ಸುವ್ಯಕ್ತ ಪ್ರಮಾಣಗಳನ್ನು ತಂದಿದ್ದಾರೆ. ಅವರು ಸುಳ್ಳುಗಾರರಾಗಿದ್ದರೆ ಅವರ ಸುಳ್ಳು ಸ್ವಯಂ ಅವರ ಮೇಲೆಯೇ ತಿರುಗಿ ಬೀಳುವುದು. ಅವರು ಸತ್ಯ ವಾದಿಯಾಗಿದ್ದರೆ ಯಾವ ಭಯಾನಕ ದುಷ್ಪರಿಣಾಮಗಳ ಕುರಿತು ಅವರು ನಿಮ್ಮನ್ನು ಎಚ್ಚರಿಸುತ್ತಿರುವರೋ ಅವುಗಳಲ್ಲಿ ಕೆಲವಂತು ನಿಮ್ಮ ಮೇಲೆ ಖಂಡಿತವಾಗಿಯೂ ಬಂದು ಬಿಡುವುವು. ಮಿತಿ ಮೀರುವಾತನಿಗೆ ಮತ್ತು ಸುಳ್ಳುಗಾರನಿಗೆ ಅಲ್ಲಾಹನು ಸನ್ಮಾರ್ಗ ದರ್ಶನ ನೀಡುವುದಿಲ್ಲ."

وَقَالَ رَجُلٌ مُّؤْمِنٌ مِّنْ آلِ
فِرْعَوْنَ يَكْتُمُ إِيمَانَهُ أَتَقْتُلُونَ
رَجُلًا أَنْ يَقُولَ رَبِّيَ اللَّهُ وَقَدْ جَاءَكُمْ
بِالْبَيِّنَاتِ مِنْ رَبِّكُمْ ۗ وَإِنْ يَكْفُرْ
فَعَلَيْهِ كَذِبُهُ ۗ وَإِنْ يَكْفُرْ
يُصِيبْكُمْ بَعْضُ الَّذِي يَعِدُكُمْ ۗ إِنَّ اللَّهَ
لَا يَهْدِي مَنْ هُوَ مُسْرِفٌ كَذَّابٌ ۝

29. ನನ್ನ ಜನಾಂಗ ಬಾಂಧವರೇ, "ಇಂದು ನಿಮಗೆ ಅಧಿಕಾರ ಪ್ರಾಪ್ತವಿದೆ ಮತ್ತು ಭೂಮಿಯಲ್ಲಿ ನೀವು ಮೇಲುಗೈಯುಳ್ಳವರಾಗಿದ್ದೀರಿ. ಆದರೆ, ಅಲ್ಲಾಹನ ಯಾತನೆ ನಮ್ಮ ಮೇಲೆ ಬಂದು ಬಿಟ್ಟರೆ ಯಾರು ತಾನೇ ನಮಗೆ ನೆರವಾಗಬಲ್ಲರು?" ಆಗ ಫಿರಾಫಿನನು, "ನಾನು ನನಗೆ ಯುಕ್ತ ಕಂಡ ಸಲಹೆಯನ್ನೇ ನಿಮಗೆ ನೀಡುತ್ತಿದ್ದೇನೆ

يَقَوْمِ لَكُمْ الْمُلْكُ الْيَوْمَ ظَهَرْنَا فِي
الْأَرْضِ قَسَمًا لَّنُصْرِنَا مِنْ بَاسِ
اللَّهِ ۗ إِنَّ جَاءَنَا قَالٌ فِرْعَوْنُ مَا
أُرِيكُمْ إِلَّا مَا أَرَىٰ وَمَا أَهْدِيكُمْ

ಮತ್ತು ಸರಿಯಾದ ಮಾರ್ಗದ ಕಡೆಗೆ ನಾನು ನಿಮಗೆ ಮಾರ್ಗದರ್ಶನ ನೀಡುತ್ತೇನೆ" ಎಂದನು.

إِلَّا سَبِيلَ الرَّشَادِ ﴿١٩﴾

30. ಆ ಸತ್ಯವಿಶ್ವಾಸಿ ಹೇಳಿದನು, "ನನ್ನ ಜನಾಂಗದವರೇ, ಈ ಮುಂಚೆ ಅನೇಕ ಸಮೂಹಗಳ ಮೇಲೆ ಬಂದೆರಗಿದಂತಹ ದಿನವೇ ನಿಮ್ಮ ಮೇಲೂ ಬಂದು ಬಿಡುವುದೋ ಎಂಬ ಭಯ ನನಗಿದೆ-

وَقَالَ الَّذِي آمَنَ يَوْمَئِذٍ إِنِّي أَخَافُ
عَلَيْكُمْ مِثْلَ يَوْمِ الْأَحْزَابِ ﴿٢٠﴾

31. ಉದಾಹರಣೆಗಾಗಿ ನೂಹರ ಜನಾಂಗ, ಆದ್, ಸಮೂದ್ ಮತ್ತು ಅವರ ನಂತರದ ಜನಾಂಗಗಳ ಮೇಲೆ ಬಂದೆರಗಿದಂತಹ ದಿನ. ವಾಸ್ತವದಲ್ಲಿ ಅಲ್ಲಾಹನಿಗೆ ತನ್ನ ದಾಸರ ಮೇಲೆ ಅಕ್ರಮವೆಸಗ ಬೇಕೆಂಬ ಉದ್ದೇಶವೇನೂ ಇಲ್ಲ.

مِثْلَ دَابِّ قَوْمِ نُوحٍ وَعَادٍ وَشُعُوبٍ
وَالَّذِينَ مِنْ بَعْدِهِمْ وَمَا اللَّهُ
يُرِيدُ ظَلْمًا لِلْعِبَادِ ﴿٢١﴾

32. ಓ ಜನಾಂಗವೇ! ನಾವು ಗೋಳಾಡುವಂತಹ ದಿನವು ನಿಮ್ಮ ಮೇಲೆ ಬಂದೆರಗಿ ಬಿಡುವುದೋ ಎಂದು ನಾನು ಭಯ ಪಡುತ್ತೇನೆ.

وَيَقَوْمِ إِنِّي أَخَافُ عَلَيْكُمْ يَوْمَ التَّنَادِ ﴿٢٢﴾

33. ಅಂದು ನೀವು ಪರಸ್ಪರರನ್ನು ಕೂಗಿ ಕರೆಯುವಿರಿ; ಬೆನ್ನು ತಿರುಗಿಸಿ ಓಡುವಿರಿ. ಆದರೆ, ಆಗ ನಿಮ್ಮನ್ನು ಅಲ್ಲಾಹನಿಂದ ರಕ್ಷಿಸುವವರು ಯಾರೂ ಇರಲಾರರು. ವಾಸ್ತವದಲ್ಲಿ ಯಾರನ್ನು ಅಲ್ಲಾಹನು ದಾರಿಗಡಿಸಿಬಿಡುವನೋ ಅವನಿಗೆ ಬೇರಾರೂ ದಾರಿ ತೋರಿಸುವವರಿಲ್ಲ."

يَوْمَ تَوَلَّوْنَ مُدْبِرِينَ مَا لَكُمْ مِّنَ
اللَّهِ مِنْ عَاصِمٍ وَمَنْ يُضِلِلِ اللَّهُ
فَمَا لَهُ مِنْ هَادٍ ﴿٢٣﴾

- 34-35. ಇದಕ್ಕೆ ಮುಂಚೆ ಯೂಸುಫರು ನಿಮ್ಮ ಬಳಿಗೆ ಸುವ್ಯಕ್ತ ನಿದರ್ಶನಗಳನ್ನು ತಂದಿದ್ದರು. ಆದರೆ ನೀವು ಅವರು ತಂದ ಶಿಕ್ಷಣದ ಬಗ್ಗೆ ಸಂಶಯದಲ್ಲೇ ಬಿದ್ದುಬಿಟ್ಟಿರಿ. ತರುವಾಯ ಅವರು ನಿಧನರಾದಾಗ ನೀವು, ಇನ್ನು ಅವರ ಬಳಿಕ ಎಷ್ಟು ಮಾತ್ರಕ್ಕೂ ಅಲ್ಲಾಹನು ಸಂದೇಶವಾಹಕರನ್ನು ಕಳುಹಿಸಲಿಕ್ಕಿಲ್ಲ ಎಂದಿರಿ. ಇದೇ ರೀತಿಯಲ್ಲಿ⁴ ಅಲ್ಲಾಹನು, ಮಿತಿಮೀರುವವರನ್ನು, ಸಂಶಯಗ್ರಸ್ತರನ್ನು ಮತ್ತು ತಮ್ಮ ಬಳಿಗೆ ಯಾವುದೇ ಪ್ರಮಾಣವಾಗಲಿ ಪುರಾವೆಯಾಗಲಿ, ಬಂದಿರದಿದ್ದರೂ ಅಲ್ಲಾಹನ ಸೂಕ್ತಗಳ ಬಗ್ಗೆ ಜಗಳ ಮಾಡುವವರನ್ನು ಪಥಭ್ರಷ್ಟತೆಯಲ್ಲಿ

وَلَقَدْ جَاءَكُمْ يُوسُفُ مِنْ قَبْلُ
بِالْبَيِّنَاتِ فَمَا زِلْتُمْ فِي شَكِّ مِمَّا
جَاءَكُمْ بِهِ حَتَّى إِذَا هَلَكَ قُلْتُمْ
لَنْ نَبْعَثَ اللَّهَ مِنْ بَعْدِهِ رَسُولًا
كَذَلِكَ يُضِلُّ اللَّهُ مَنْ هُوَ مُسْرِئٌ مُرْتَابٍ ﴿٢٤﴾
الَّذِينَ يُجَادِلُونَ فِي آيَاتِ اللَّهِ بِغَيْرِ
سُلْطَنٍ أَنَّهُمْ كَبُرَ مَقْتًا عِنْدَ اللَّهِ

4. ಮೇಲ್ನೋಟಕ್ಕೆ ವ್ಯಕ್ತವಾಗುವುದೇನೆಂದರೆ, ಫಿರ್‌ಔಸಿನ ಆಸ್ಥಾನದ ಸತ್ಯವಿಶ್ವಾಸಿಯ ಮಾತಿಗೆ ಪುರಕವಾಗಿ ಮತ್ತು ವಿವರಣೆಯ ರೂಪದಲ್ಲಿ ಈ ಮಾತನ್ನು ಅಲ್ಲಾಹನು ಹೇಳಿದ್ದಾನೆ.

<p>ಹಾಕಿ ಬಿಡುತ್ತಾನೆ. ಈ ಧೋರಣೆಯು ಅಲ್ಲಾಹ್ ಮತ್ತು ಸತ್ಯ ವಿಶ್ವಾಸಿಗಳ ಬಳಿ ಅತ್ಯಂತ ತಿರಸ್ಕಾರಾರ್ಹವಾಗಿದೆ. ಇದೇ ರೀತಿಯಲ್ಲಿ ಅಲ್ಲಾಹ್ ಪ್ರತಿಯೊಬ್ಬ ಅಹಂಕಾರಿ ಹಾಗೂ ಮದಾಂಧನ ಹೃದಯಕ್ಕೆ ಮುದ್ರೆಯೊತ್ತಿ ಬಿಡುತ್ತಾನೆ."</p>	<p>وَعِنْدَ الَّذِينَ آمَنُوا كَذَلِكَ يَطْبَعُ اللَّهُ عَلَى كُلِّ قَلْبٍ مُتَكَبِّرٍ جَبَّارًا ﴿٣٦﴾</p>
<p>36-37. ಫಿರಾಔನ್ ಹೇಳಿದನು: "ಹಾಮಾನ್, ನಾನು ಮಾರ್ಗಗಳವರೆಗೆ, ಆಕಾಶಗಳ ಮಾರ್ಗಗಳ ವರೆಗೆ ತಲುಪುವಂತಾಗಲು ಮತ್ತು ಮೂಸಾ ದೇವನನ್ನು ಇಣುಕಿ ನೋಡುವಂತಾಗಲು ನನಗಾಗಿ ಒಂದು ಉನ್ನತ ಕಟ್ಟಡವನ್ನು ನಿರ್ಮಿಸು. ನನಗಂತೂ ಈ ಮೂಸಾ ಸುಳ್ಳುಗಾರನೆಂದೇ ತೋರುತ್ತಾನೆ." ಹೀಗೆ ಫಿರಾಔನ್‌ನಿಗೆ ಅವನ ದುಷ್ಕರ್ಮವು ಮನೋಹರಗೊಳಿಸಲ್ಪಟ್ಟಿತು ಮತ್ತು ಅವನು ಸನ್ಮಾರ್ಗದಿಂದ ತಡೆಯಲ್ಪಟ್ಟನು. ಫಿರಾಔನ್‌ನ ಕುತಂತ್ರವೆಲ್ಲಾ (ಸ್ವತಃ ಅವನದೇ) ವಿನಾಶಕ್ಕಾಗಿ ವ್ಯಯವಾಯಿತು.</p>	<p>وَقَالَ فِرْعَوْنُ يَا مَعْزُومُ ابْنُ رِئِي صِرْحًا لَعَلِّي أَرْبَعُ الْأَسْبَابِ ﴿٣٦﴾ أَسْبَابَ السَّمَوَاتِ فَأَطَّلِعَ إِلَى إِلِهِ مُوسَى وَإِنِّي لَأَظُنُّهُ كَاذِبًا وَكَذَلِكَ زُيِّنَ لِفِرْعَوْنَ سُوءُ عَمَلِهِ وَصُدَّ عَنِ السَّبِيلِ ﴿٣٧﴾ وَمَا كَيْدُ فِرْعَوْنَ إِلَّا فِي تَبَابٍ ﴿٣٨﴾</p>
<p>38. ಆ ಸತ್ಯವಿಶ್ವಾಸಿ ಹೇಳಿದನು, "ನನ್ನ ಜನಾಂಗದವರೇ, ನನ್ನ ಮಾತನ್ನು ಸ್ವೀಕರಿಸಿರಿ. ನಾನು ನಿಮಗೆ ಸರಿಯಾದ ಮಾರ್ಗವನ್ನೇ ತೋರಿಸುತ್ತೇನೆ.</p>	<p>وَقَالَ الَّذِينَ آمَنُوا يَا مَعْزُومُ اتَّبِعُوا الْهَدْيَ سَبِيلَ الرَّشَادِ ﴿٣٨﴾</p>
<p>39. ಓ ಜನಾಂಗವೇ! ಈ ಲೌಕಿಕ ಜೀವನವು ಕೆಲವೇ ದಿನಗಳ ಸಾಧನವಾಗಿದೆ. ಶಾಶ್ವತ ನಿವಾಸವು ಪರಲೋಕವೇ ಆಗಿದೆ.</p>	<p>يَقَوْمِ إِنَّمَا هِيَ زِينَةُ الدُّنْيَا وَمَتَاعٌ ﴿٣٩﴾ وَإِنَّ الْأَخِرَةَ هِيَ دَارُ الْقَرَارِ ﴿٤٠﴾</p>
<p>40. ದೋಷವೆಸಗಿದವನಿಗೆ ಅವನು ಮಾಡಿದ ದೋಷದಷ್ಟೇ ಪ್ರತಿಫಲ ಸಿಗುವುದು. ಸತ್ಕರ್ಮವೆಸಗಿದವನು ಪುರುಷನಿರಲಿ ಸ್ತ್ರೀ ಇರಲಿ, ಸತ್ಯವಿಶ್ವಾಸಿಯಾಗಿದ್ದರೆ ಇಂತಹವರೆಲ್ಲರೂ ಸ್ವರ್ಗವನ್ನು ಪ್ರವೇಶಿಸುವರು, ಅಲ್ಲಿ ಅವರಿಗೆ ಅಪಾರ ಜೀವನಾಧಾರ ನೀಡಲ್ಪಡುವುದು.</p>	<p>مَنْ عَمِلَ سَيِّئَةً فَلَا يُجْزَى إِلَّا مِثْلَهَا وَمَنْ عَمِلَ صَالِحًا مِمَّنْ ذَكَرَ أَوْ أُشْفِيَ وَهُوَ مُؤْمِنٌ كَأُولَئِكَ يَدْخُلُونَ الْجَنَّةَ يُرْمَوْنَ فِيهَا بِعَيْرٍ جَسَّابٍ ﴿٤٠﴾</p>
<p>41. ಓ ಜನಾಂಗವೇ, ಇದೇನು, ನಾನಂತು ನಿಮ್ಮನ್ನು ವಿಮೋಚನೆಯ ಕಡೆಗೆ ಕರೆಯುತ್ತಿದ್ದೇನೆ ಮತ್ತು ನೀವಾದರೂ ನನ್ನನ್ನು ನರಕಾಗ್ನಿಯತ್ತ ಆಹ್ವಾನಿಸುತ್ತಿರುವಿರಿ!</p>	<p>وَيَقَوْمِ مَا إِنِّي آدُعُكُمْ إِلَى النَّجْوَى وَتَدْعُونَنِي إِلَى السَّارِ ﴿٤١﴾</p>
<p>42. ನಾನು ಅಲ್ಲಾಹನನ್ನು ನಿರಾಕರಿಸಬೇಕೆಂದೂ ಅವನೊಂದಿಗೆ ನಾನರಿಯದಂತಹ ಅಸ್ತಿತ್ವಗಳನ್ನು ಸಹಭಾಗಿಗಳಾಗಿ ಮಾಡಬೇಕೆಂದೂ ನೀವು ನನಗೆ ಕರೆ ಕೊಡುತ್ತಿದ್ದೀರಿ. ನಾನಾದರೂ ನಿಮ್ಮನ್ನು</p>	<p>تَدْعُونَنِي لِأَكْفُرَ بِاللَّهِ وَأُشْرِكَ بِهِ مَا لَيْسَ لِي بِهِ عِلْمٌ وَأَنَا</p>
<p>5. ಅರ್ಥಾತ್- ದೇವತ್ವದಲ್ಲಿ ಅವರಿಗೂ ಪಾಲಿದೆ ಎಂಬುದು ನನಗೆ ತಿಳಿದಿಲ್ಲ.</p>	

<p>ಪ್ರಬಲನೂ ಮಹಾ ಕ್ಷಮಾದಾನಿಯೂ ಆಗಿರುವ ಆ ದೇವನ ಕಡೆಗೆ ಕರೆಯುತ್ತಿದ್ದೇನೆ.</p>	<p>ادْعُوكُمْ إِلَى الْعَقَّارِ ﴿٤٣﴾</p>
<p>43. ಅಲ್ಲ, ಇದು ಸತ್ಯ. ಇದಕ್ಕೆ ವಿರುದ್ಧ ಸಾಧ್ಯವೇ ಇಲ್ಲ. ನೀವು ನನ್ನನ್ನು ಯಾರ ಕಡೆಗೆ ಕರೆಯುತ್ತಿರುವಿರೋ ಅವರಿಗೆ ಈ ಲೋಕದಲ್ಲಾಗಲಿ, ಪರಲೋಕದಲ್ಲಾಗಲಿ ಯಾವುದೇ ಕರ ಇಲ್ಲ. 'ನಮಗೆಲ್ಲರಿಗೂ ಅಲ್ಲಾಹನ ಕಡೆಗೇ ಮರಳಿ ಹೋಗಬೇಕಾಗಿದೆ ಮತ್ತು ಮಿತಿಮೀರಿ ನಡೆಯುವವರು ನರಕಾಗ್ನಿಗೆ ಹೋಗಲಿರುವರು.</p>	<p>لَا جَرَمَ أَنَّمَا تَدْعُونَنِي إِلَيْهِ لَيْسَ لِي دَعْوَةٌ فِي الدُّنْيَا وَلَا فِي الْآخِرَةِ وَأَنْ مَرَدْنَا إِلَى اللَّهِ وَالْأَنْ مَسْرِفِينَ هُمْ أَصْحَابُ النَّارِ ﴿٤٣﴾</p>
<p>44. ಇಂದು ನಾನು ಹೇಳುತ್ತಿರುವ ಮಾತನ್ನು ನೀವು ಚ್ಚಾಪಿಸಿಕೊಳ್ಳುವ ಕಾಲ ಸದ್ಯದಲ್ಲೇ ಬರಲಿದೆ. ನಾನು ನನ್ನ ವಿಷಯವನ್ನು ಅಲ್ಲಾಹ ನಿಗೆ ಒಪ್ಪಿಸಿ ಬಿಡುತ್ತೇನೆ. ಅವನು ತನ್ನ ದಾಸರ ಮೇಲ್ವಿಚಾರಕ ನಾಗಿರುತ್ತಾನೆ."</p>	<p>فَسَتَذْكُرُونَ مَا أَقُولُ لَكُمْ وَأُفَوِّضُ أَمْرِي إِلَى اللَّهِ إِنَّ اللَّهَ بَصِيرٌ بِالْعِبَادِ ﴿٤٤﴾</p>
<p>45. ಕೊನೆಗೆ ಅವರು ಆ ಸತ್ಯವಿಶ್ವಾಸಿಯ ವಿರುದ್ಧ ನಡೆಸಿದ್ದ ಅತ್ಯಂತ ದುಷ್ಟವಾದ ಎಲ್ಲ ಕುತಂತ್ರಗಳಿಂದ ಅಲ್ಲಾಹನು ಅವನನ್ನು ಕಾಪಾಡಿದನು⁷ ಮತ್ತು ಫಿರಾಫಿನನ ಜೊತೆಗಾರರು ಸ್ವಯಂ ಅತ್ಯಂತ ಕೆಟ್ಟ ಯಾತನೆಯ ಸುಳಿಗೆ ಸಿಕ್ಕಿಬಿಟ್ಟರು.</p>	<p>فَوَفَّاهُ اللَّهُ سَيِّئَاتِ مَا مَكَرُوا وَحَاقَ بِآلِ فِرْعَوْنَ سُوءُ الْعَذَابِ ﴿٤٥﴾</p>
<p>46. ನರಕಾಗ್ನಿ! ಅದರ ಮುಂದೆ ಅವರು ಬೆಳಗು ಬೈಗುಗಳಲ್ಲಿ ತರಲಡುತ್ತಾರೆ. ಪುನರುತ್ಥಾನದ ಘಳಿಗೆ ಬಂದಾಗ ಫಿರಾಫಿನನ ಜನರನ್ನು ಅತ್ಯುಗ್ರ ಯಾತನೆಯಲ್ಲಿ ಪ್ರವೇಶಗೊಳಿಸಿರೆಂದು ಅಪ್ಪಣೆಯಾಗುವುದು.</p>	<p>النَّارُ يُعْرَضُونَ عَلَيْهَا غُدُوًّا وَعَشِيًّا وَيَوْمَ تَقُومُ السَّاعَةُ أَدْخِلُوا آلَ فِرْعَوْنَ أَشَدَّ الْعَذَابِ ﴿٤٦﴾</p>
<p>47. ಇವರು ನರಕಾಗ್ನಿಯಲ್ಲಿ ಪರಸ್ಪರ ಜಗಳಾಡುತ್ತಿರುವ ಸನ್ನಿವೇಶವನ್ನು ಊಹಿಸಿರಿ. ಭೂಲೋಕದಲ್ಲಿ ದುರ್ಬಲರಾಗಿದ್ದವರು ದೊಡ್ಡಸ್ತಿಕೆ</p>	<p>وَإِذْ يَتَحَاكَمُونَ فِي النَّارِ يَقُولُ الضَّعِيفُ لِلَّذِينَ اسْتَكْبَرُوا إِنَّا كُنَّا لَكُمْ تَبَعًا قَهْلًا</p>
<p>6. ಈ ವಾಕ್ಯಕ್ಕೆ ಅನೇಕ ಅರ್ಥಗಳಿರಲು ಸಾಧ್ಯವಿದೆ. ಮೊದಲನೆಯದಾಗಿ ತಮ್ಮ ದೇವತ್ವವನ್ನು ಒಪ್ಪಿಕೊಳ್ಳುವಂತೆ ದೇವನ ಸೃಷ್ಟಿಗಳಿಗೆ ಕರೆ ಕೊಡುವ ಹಕ್ಕು ಅವರಿಗೆ ಇಹಲೋಕದಲ್ಲಾಗಲಿ, ಪರಲೋಕದಲ್ಲಾಗಲಿ ಇಲ್ಲ. ಎರಡನೆಯದಾಗಿ ಜನರು ಅವರನ್ನು ಬಲವಂತದಿಂದ ದೇವತ್ವದ ಸ್ಥಾನಕ್ಕೇರಿಸಿದ್ದಾರೆ, ಅನ್ಯಥಾ ಅವರು ಈ ಲೋಕದಲ್ಲಿ ದೇವತ್ವವನ್ನು ವಾದಿಸಿರಲಿಲ್ಲ. ಹಾಗೆಯೇ ಪರಲೋಕದಲ್ಲೂ ಅವರು 'ನಾವು ದೇವರಾಗಿದ್ದೆವು. ನೀವು ನಮ್ಮನ್ನೇಕೆ ನಂಬಲಿಲ್ಲ' ಎಂದು ವಾದಿಸಲಾರರು. ಮೂರನೆಯದಾಗಿ ಅವರೊಡನೆ ಮೊರೆಯಿಡುವುದರಿಂದ ಇಹಲೋಕದಲ್ಲಾಗಲಿ, ಪರಲೋಕದಲ್ಲಾಗಲಿ ಯಾವುದೇ ಪ್ರಯೋಜನವಾಗಲಾರದು. ಏಕೆಂದರೆ ಅವರು ಯಾವುದೇ ರೀತಿಯ ಅಧಿಕಾರ ಇಲ್ಲದವರು. ಆದ್ದರಿಂದ ಅವರೊಡನೆ ಮೊರೆಯಿಡುವುದು ನಿರರ್ಥಕವಾಗಿದೆ.</p> <p>7. ಇದರಿಂದ ತಿಳಿದು ಬರುವುದೇನೆಂದರೆ, ಅವನು ಫಿರಾಫಿನನ ಸಾಮ್ರಾಜ್ಯದಲ್ಲಿ ಪ್ರಮುಖ ವ್ಯಕ್ತಿತ್ವವನ್ನು ಹೊಂದಿದ್ದನು. ಆದ್ದರಿಂದಲೇ ತುಂಬಿದ ಸಭೆಯಲ್ಲಿ ಫಿರಾಫಿನನ ಮುಂದೆ ಸತ್ಯನುಡಿವಾಗಲೂ ಅವನನ್ನು ಶಿಕ್ಷಿಸುವ ಧೈರ್ಯವನ್ನು ತೋರಲಾಗಿರಲಿಲ್ಲ. ಈ ಕಾರಣದಿಂದಲೇ ಫಿರಾಫಿನ ಮತ್ತು ಅವನ ಬೆಂಬಲಿಗರು ಅವನನ್ನು ಕೊಲ್ಲಲು ಸಂಚು ಹೂಡಬೇಕಾಯಿತು. ಆದರೆ ಅವರ ಈ ತಂತ್ರಗಳನ್ನು ಅಲ್ಲಾಹನು ವಿಫಲಗೊಳಿಸಿದನು.</p>	

ತೋರಿಸುತ್ತಿದ್ದವರೊಡನೆ (ಹೀಗೆ) ಹೇಳುವರು, "ನಾವು ನಿಮಗೆ ಅಧೀನರಾಗಿದ್ದೆವು. ಈಗ ನೀವು ಇಲ್ಲಿ ನರಕಾಗ್ನಿಯ ಯಾತನೆಯ ಸ್ವಲ್ಪಾಂಶದಿಂದಾದರೂ ನಮ್ಮನ್ನು ರಕ್ಷಿಸುವಿರಾ?"

48. ದೊಡ್ಡಸ್ತಿಗೆ ತೋರುತ್ತಿದ್ದವರು (ಹೀಗೆ) ಉತ್ತರ ಕೊಡುವರು:-
"ನಾವೆಲ್ಲರೂ ಇಲ್ಲಿ ಒಂದೇ ಸ್ಥಿತಿಯಲ್ಲಿದ್ದೇವೆ. ಅಲ್ಪಾಹನು ದಾಸರ ನಡುವೆ ತೀರ್ಮಾನ ಮಾಡಿ ಬಿಟ್ಟಿರುತ್ತಾನೆ."

49. ತರುವಾಯ ನರಕದಲ್ಲಿ ಬಿದ್ದಿರುವವರು ನರಕಪಾಲಕರೊಡನೆ,
"ನಮ್ಮ ಯಾತನೆಯಲ್ಲಿ ಒಂದು ದಿನದ ಕಡಿತೆ ಮಾಡಲಿಕ್ಕಾಗಿ ನಿಮ್ಮ ಪ್ರಭುವನ್ನು ಪ್ರಾರ್ಥಿಸಿರಿ" ಎನ್ನುವರು.

50. ಆಗ ಅವರು, "ನಿಮ್ಮ ಬಳಿಗೆ ನಿಮ್ಮ ಸಂದೇಶವಾಹಕರು ಸುವ್ಯಕ್ತ ನಿದರ್ಶನಗಳೊಂದಿಗೆ ಬರುತ್ತಲಿರಲಿಲ್ಲವೇ?" ಎಂದು ಕೇಳುವರು. ಆಗ ಅವರು 'ಹೌದು' ಎನ್ನುವರು. ಆಗ ನರಕ ಪಾಲಕರು, "ಹಾಗಾದರೆ, ನೀವೇ ಪ್ರಾರ್ಥಿಸಿರಿ. ಸತ್ಯನಿಷೇಧಿಗಳ ಪ್ರಾರ್ಥನೆ ವ್ಯರ್ಥವೇ ಆಗಲಿದೆ" ಎನ್ನುವರು.

51. ನಾವು ಖಂಡಿತವಾಗಿಯೂ ನಮ್ಮ ಸಂದೇಶವಾಹಕರಿಗೆ ಹಾಗೂ ಸತ್ಯವಿಶ್ವಾಸಿಗಳಿಗೆ ಈ ಲೋಕದ ಜೀವನದಲ್ಲಿಯೂ ಸಹಾಯ ಮಾಡುತ್ತೇವೆ ಮತ್ತು ಸಾಕ್ಷಿದಾರರು ಎದ್ದು ನಿಲ್ಲುವ ದಿನದಂದೂ ಮಾಡುವೆವು-

52. ಅಂದು ಅಕ್ರಮಿಗಳಿಗೆ ಅವರ ನೆಪಗಳು ಯಾವುದೇ ಪ್ರಯೋಜನ ಕೊಡಲಾರವು. ಅವರ ಮೇಲೆ ಶಾಪವೆರಗುವುದು ಮತ್ತು ಅತ್ಯಂತ ನಿಕ್ಕಷ್ಟ ವಾಸಸ್ಥಾನವು ಅವರ ಪಾಲಿಗೆ ಬರುವುದು.

53. ಕೊನೆಗೆ ನಾವು ಮೂಸಾರಿಗೆ ಮಾರ್ಗದರ್ಶನ ಮಾಡಿದೆವು ಮತ್ತು ಬನೀಇಸ್ರಾಈಲರನ್ನು ಗ್ರಂಥದ ವಾರೀಸುದಾರರಾಗಿ ಮಾಡಿದೆವು-

54. ಅದು ಬುದ್ಧಿಜೀವಿಗಳಿಗೆ ಸನ್ಮಾರ್ಗದರ್ಶನ ಹಾಗೂ ಬೋಧನೆ ಯಾಗಿತ್ತು.

55. ಆದುದರಿಂದ ಸಂದೇಶವಾಹಕರೇ, ತಾಳ್ಮೆ ವಹಿಸಿರಿ. ಅಲ್ಪಾಹನ ವಾಗ್ಧಾನವು ಪರಮ ಸತ್ಯವಾಗಿದೆ. ನಿಮ್ಮ ತಪ್ಪಿನ ಬಗ್ಗೆ ಕ್ಷಮೆ

أَنْتُمْ مُعْتَبَرُونَ عَمَّا نَصِيبًا مِنَ النَّارِ ۝

قَالَ الَّذِينَ اسْتَكْبَرُوا إِنَّا كُلٌّ فِيهَا ۝
إِنَّ اللَّهَ قَدْ حَكَمَ بَيْنَ الْعِبَادِ ۝

وَقَالَ الَّذِينَ فِي النَّارِ لِخَزَنَتِ
جَهَنَّمَ ادْعُوا رَبَّكُمْ يُخَفِّفْ عَنَّا يَوْمًا
مِّنَ الْعَذَابِ ۝

قَالُوا أَوَلَمْ تَأْتِكُمْ رُسُلُكُمْ
بِالْبَيِّنَاتِ قَالُوا بَلَىٰ قَالُوا قَدْ دُعُوا وَمَا
دُعَاؤُ الْكَافِرِينَ إِلَّا فِي ضَلَالٍ ۝

إِنَّا لَنَنْصُرُ رُسُلَنَا وَالَّذِينَ آمَنُوا
فِي الْحَيَاةِ الدُّنْيَا وَيَوْمَ يَقُومُ الْأَشْهَادُ ۝

يَوْمَ لَا يَنْفَعُ الظَّالِمِينَ مَعَذَرَتُهُمْ وَلَا هُمْ
اللَّعْنَةُ وَلَهُمْ سُوءُ الدَّارِ ۝

وَلَقَدْ آتَيْنَا مُوسَى الْهُدَىٰ وَأَوْرَثْنَا
بَنِي إِسْرَائِيلَ الْكِتَابَ ۝

هُدًى وَذِكْرَىٰ لِأُولِي الْأَلْبَابِ ۝

فَأَصْبِرْ إِنَّ وَعْدَ اللَّهِ حَقٌّ وَاسْتَغْفِرْ
لِنَفْسِكَ وَسَيِّحْ بِحَمْدِ رَبِّكَ بِالْعَشِيِّ

<p>ಯಾಚಿಸಿರಿ ಮತ್ತು ಬೆಳಗು ಬೈಗುಗಳಲ್ಲಿ ನಿಮ್ಮ ಪ್ರಭುವಿನ ಪ್ರಶಂಸೆಯೊಂದಿಗೆ ಅವನನ್ನು ಸ್ತುತಿಸುತ್ತಿರಿ.</p>	<p>وَ الْإِبْرَٰهِيمَ ۖ</p>
<p>56. ವಾಸ್ತವದಲ್ಲಿ ಯಾವುದೇ ಪ್ರಮಾಣವಾಗಲಿ, ಆಧಾರವಾಗಲಿ ತಮ್ಮ ಬಳಿ ಬಾರದಿದ್ದರೂ ಅಲ್ಲಾಹನ ಸೂಕ್ತಗಳ ವಿಷಯದಲ್ಲಿ ಜಗಳವಾಡುವವರ ಹೃದಯಗಳಲ್ಲಿ ಅಹಂಕಾರ ತುಂಬಿಕೊಂಡಿದೆ. ಆದರೆ ಅವರು ತಾವು ಅಹಂಕಾರ ಪಡುವಂತಹ ಔನ್ನತ್ಯವನ್ನು ತಲುಪುವವರಲ್ಲ. ಅಲ್ಲಾಹನ ಅಭಯವನ್ನು ಯಾಚಿಸಿರಿ. ಅವನು ಸರ್ವವನ್ನೂ ಕೇಳುವವನೂ ಸರ್ವವನ್ನೂ ನೋಡುವವನೂ ಆಗಿರುತ್ತಾನೆ.</p>	<p>إِنَّ الَّذِينَ يُجَادِلُونَ فِي آيَاتِ اللَّهِ بِغَيْرِ سُلْطَانٍ أَتَاهُمْ إِنْ فِي صُدُورِهِمْ إِلَّا كِبْرًا مَّا هُمْ بِبَالِغِيهِ فَاسْتَعِذْ بِاللَّهِ إِنَّهُ هُوَ السَّمِيعُ الْبَصِيرُ ۝</p>
<p>57. ಖಂಡಿತವಾಗಿಯೂ ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸುವುದು ಮಾನವನನ್ನು ಸೃಷ್ಟಿಸುವುದಕ್ಕಿಂತ ದೊಡ್ಡದಾದ ಕಾರ್ಯವಾಗಿದೆ. ಆದರೆ ಹೆಚ್ಚಿನವರು ಅರಿಯುವುದಿಲ್ಲ.</p>	<p>لَخَلْقِ السَّمٰوٰتِ وَاَلْاَرْضِ اَكْبَرُ مِنْ خَلْقِ النَّاسِ وَ لٰكِنَّ اَكْثَرَ النَّاسِ لَا يَعْلَمُوْنَ ۝</p>
<p>58. ಕುರುಡನೂ ಕಣ್ಣಿದ್ದವನೂ ಸಮಾನರಾಗಲಾರರು- ಸತ್ಯವಿಶ್ವಾಸಿಗಳಾದ ಸದಾಚಾರಿಗಳು ಹಾಗೂ ದುಷ್ಕರ್ಮಿಗಳು ಸಮಾನರಾಗಲಾರರು. ಆದರೆ ನೀವು ಸ್ವಲ್ಪವೇ ಅರ್ಥ ಮಾಡಿಕೊಳ್ಳುತ್ತೀರಿ.</p>	<p>وَمَا يَسْتَوِي الْاَعْمٰى وَاَلْبَصِيْرُ وَاَلَّذِيْنَ اٰمَنُوْا وَعَمِلُوا الصّٰلِحٰتِ وَاَلَّذِيْنَ لَا يُؤْمِنُوْنَ اَلْقَلِيْلًا مَّا تَتَذَكَّرُوْنَ ۝</p>
<p>59. ಖಂಡಿತವಾಗಿಯೂ ಪುನರುತ್ಥಾನದ ಘಳಿಗೆ ಬರಲಿದೆ. ಅದು ಬರುವುದರಲ್ಲಿ ಏನೂ ಸಂದೇಹವಿಲ್ಲ. ಆದರೆ ಹೆಚ್ಚಿನವರು ನಂಬುವುದಿಲ್ಲ.</p>	<p>إِنَّ السَّاعَةَ لَأْتِيْةٌ لَّا رَيْبَ فِيْهَا وَ لٰكِنَّ اَكْثَرَ النَّاسِ لَا يُؤْمِنُوْنَ ۝</p>
<p>60. ನಿಮ್ಮ ಪ್ರಭು ಹೀಗೆ ಹೇಳುತ್ತಾನೆ- ನನ್ನನ್ನು ಪ್ರಾರ್ಥಿಸಿರಿ. ನಾನು ನಿಮ್ಮ ಪ್ರಾರ್ಥನೆಗಳನ್ನು ಸ್ವೀಕರಿಸುವೆನು.' ಅಹಂಕಾರಪಟ್ಟು ನನ್ನ ದಾಸ್ಯ ಮತ್ತು ಆರಾಧನೆಯಿಂದ ವಿಮುಖರಾಗುವವರು</p>	<p>وَ قَالَ رَبُّكُمْ اَدْعُوْنِيْ اَسْتَجِبْ لَكُمْ ۙ إِنَّ الَّذِيْنَ يَسْتَكْبِرُوْنَ عَنْ عِبَادَتِيْ</p>
<p>8. ಈ ಮಾತನ್ನು ಹೇಳಲಾಗಿರುವ ಹಿನ್ನೆಲೆಯನ್ನು ಗಮನಿಸಿದರೆ ಇಲ್ಲಿ 'ಅಸಹನೆ'ಯನ್ನು 'ತಪ್ಪು' ಎಂದು ಹೇಳಲಾಗಿದೆಯೆಂದು ಸ್ಪಷ್ಟವಾಗಿ ತಿಳಿದು ಬರುತ್ತದೆ. ತೀವ್ರ ಪ್ರತಿರೋಧದ ವಾತಾವರಣದಲ್ಲಿ, ಅದರಲ್ಲೂ ವಿಶೇಷವಾಗಿ ತಮ್ಮ ಸಂಗಾತಿಗಳ ಮೇಲೆ ಮಾಡಲಾಗುವ ಅನ್ಯಾಯವನ್ನು ನೋಡಿ ಪ್ರವಾದಿವರ್ಯರಲ್ಲಿ(ಸ) ಅಸಹನೆಯ ಮನೋಭಾವ ಉಂಟಾಗಿತ್ತು. ಸತ್ಯನಿಷೇಧಿಗಳು ಸತ್ಯವನ್ನು ಒಪ್ಪಿಕೊಳ್ಳುವಂತಾಗಲು ತೀವ್ರವೇ ಪವಾಡವೊಂದು ತೋರಿಸಲ್ಪಡಬೇಕು ಅಥವಾ ಪ್ರತಿರೋಧದ ಬಿರುಗಾಳಿ ಶಾಂತವಾಗುವಂತಹ ಯಾವುದಾದರೂ ಬೆಳವಣಿಗೆ ಅಲ್ಲಾಹನ ವತಿಯಿಂದ ಆಗಬೇಕು ಎಂದು ಪ್ರವಾದಿವರ್ಯರು(ಸ) ಬಯಸುತ್ತಿದ್ದರು. ಈ ಬಯಕೆ ಪಶ್ಚಾತ್ತಾಪ ಪಡಬೇಕಾದ ಮತ್ತು ಕ್ಷಮೆಯಾಚಿಸಬೇಕಾದಂತಹ ತಪ್ಪೇನೂ ಆಗಿರಲಿಲ್ಲ. ಆದರೆ ಪ್ರವಾದಿವರ್ಯರನ್ನು(ಸ) ಅಲ್ಲಾಹನು ಯಾವ ಉನ್ನತ ಪದವಿಯಲ್ಲಿ ನೇಮಿಸಿದ್ದನೋ ಅದು ತೀವ್ರತರವಾದ ದೃಢಚಿತ್ತತೆಯನ್ನು ಅಪೇಕ್ಷಿಸುತ್ತದೆ. ಆದ್ದರಿಂದ ಕಿಂಚಿತ್ ಅಸಹನೆಯೂ ಅವರ ಸ್ಥಾನಕ್ಕೆ ತಕ್ಕುದಾದುದಲ್ಲವೆಂದು ಅಲ್ಲಾಹನು ಭಾವಿಸಿದನು. ಆದ್ದರಿಂದಲೇ ಈ ದೌರ್ಬಲ್ಯಕ್ಕಾಗಿ ನಿಮ್ಮ ಪ್ರಭುವಿನೊಡನೆ ಕ್ಷಮೆ ಯಾಚಿಸಿರಿ. ತಮ್ಮ ನಿರ್ಧಾರದಲ್ಲಿ ಬಂಡೆಯಂತೆ ಅಚಲವಾಗಿ ನಿಲ್ಲಿರಿ. ನಿಮ್ಮಂತಹ ಉನ್ನತ ಪದವಿಯ ವ್ಯಕ್ತಿಗೆ ತಕ್ಕುದಾದ ವಿಷಯ ಇದುವೇ ಆಗಿದೆ ಎಂದು ಅವರೊಡನೆ ಹೇಳಲಾಗುತ್ತಿದೆ.</p> <p>9. ಅರ್ಥಾತ್- ಪ್ರಾರ್ಥನೆಯನ್ನು ಸ್ವೀಕರಿಸುವ ಅಧಿಕಾರಗಳೆಲ್ಲವೂ ನನಗೇ ಸೇರಿದೆ, ಆದ್ದರಿಂದ ನೀವು ಇತರರಲ್ಲಿ ಪ್ರಾರ್ಥಿಸದಿರಿ. ನನ್ನಲ್ಲಿಯೇ ಪ್ರಾರ್ಥಿಸಿರಿ.</p>	

<p>ಖಂಡಿತವಾಗಿಯೂ ಅಪಮಾನಿತರಾಗಿ ನರಕದಲ್ಲಿ ಪ್ರವೇಶಿಸುವರು.¹⁰</p>	<p>سَيَدْخُلُونَ جَهَنَّمَ ذَخِيرِينَ ﴿١٠﴾</p>
<p>61. ನೀವು ವಿಶ್ರಾಂತಿ ಪಡೆಯಲೆಂದು ನಿಮಗಾಗಿ ರಾತ್ರಿಯನ್ನುಂಟು ಮಾಡಿದವನೂ ಹಗಲನ್ನು ಪ್ರಕಾಶಮಾನವಾಗಿ ಮಾಡಿದವನೂ ಅಲ್ಲಾಹನೇ ತಾನೆ. ವಾಸ್ತವದಲ್ಲಿ ಅಲ್ಲಾಹನು ಜನರ ಮೇಲೆ ಮಹಾ ಅನುಗ್ರಹ ತೋರುವವನಾಗಿರುತ್ತಾನೆ. ಆದರೆ ಹೆಚ್ಚಿನವರು ಕೃತಜ್ಞತೆ ಸಲ್ಲಿಸುವುದಿಲ್ಲ.</p>	<p>اللَّهُ الَّذِي جَعَلَ لَكُمُ اللَّيْلَ لِتَسْكُنُوا فِيهِ وَالنَّهَارَ مُبْصِرًا إِنَّ اللَّهَ لَدُوٌّ فَضْلٍ عَلَى النَّاسِ وَلَكِنَّ أَكْثَرَ النَّاسِ لَا يَشْكُرُونَ ﴿١١﴾</p>
<p>62. (ನಿಮಗಾಗಿ ಇಷ್ಟನ್ನೆಲ್ಲಾ ಮಾಡಿರುವ) ಅಲ್ಲಾಹನೇ ನಿಮ್ಮ ಪ್ರಭು. ಸಕಲ ವಸ್ತುಗಳ ಕರ್ತೃ. ಅವನ ಹೊರತು ಇನ್ನಾರೂ ಆರಾಧ್ಯರಿಲ್ಲ. ಹೀಗಿರುತ್ತಾ ಎಲ್ಲಿಂದ ನೀವು ದಾರಿಗಡಿಸಲ್ಪಡುತ್ತಿರುವಿರಿ?</p>	<p>ذِكْرُ اللَّهِ رَبِّكُمْ خَالِقِ كُلِّ شَيْءٍ ۗ لَآ إِلَهَ إِلَّا هُوَ ۚ قَاتِلُوا أَتَىٰ تَرْفَعُ كُونًا ﴿١٢﴾</p>
<p>63. ಅಲ್ಲಾಹನ ವಚನಗಳನ್ನು ನಿರಾಕರಿಸುತ್ತಿದ್ದವರಲ್ಲರೂ ಇದೇ ರೀತಿಯಲ್ಲಿ ವಂಚಿಸಲ್ಪಡುತ್ತಿದ್ದರು.</p>	<p>كَذَلِكَ يُؤْتِكُمُ الَّذِينَ كَانُوا بِالْبَيْتِ اللَّهِ يُجْحَدُونَ ﴿١٣﴾</p>
<p>64. ಅಲ್ಲಾಹನೇ ಭೂಮಿಯನ್ನು ನಿಮ್ಮ ಪಾಲಿಗೆ ವಾಸಸ್ಥಾನವಾಗಿ ಮಾಡಿದವನು ಮತ್ತು ಮೇಲೆ ಆಕಾಶದ ಗುಂಬಜವನ್ನು ಮಾಡಿದವನು. ಅವನು ನಿಮಗೆ ರೂಪ ಕೊಟ್ಟನು. ಬಹಳ ಸುಂದರ ರೂಪವನ್ನೇ ಕೊಟ್ಟನು. ಅವನು ನಿಮಗೆ ಶುದ್ಧ ವಸ್ತುಗಳಿಂದ ಆಹಾರ ನೀಡಿದನು. ಈ (ಕಾರ್ಯಗಳನ್ನು ಮಾಡಿರುವಂತಹ) ಅಲ್ಲಾಹನೇ ನಿಮ್ಮ ಪ್ರಭು. ಅಗಣಿತ ಸಮೃದ್ಧಿಯುಳ್ಳವನು, ಅವನು ಸಕಲ ಲೋಕಗಳ ಪ್ರಭು.</p>	<p>اللَّهُ الَّذِي جَعَلَ لَكُمُ الْأَرْضَ قَرَارًا وَالسَّمَاءَ بِنَاءً ۖ وَصَوَّرَكُمْ فَأَحْسَنَ صُوْرَكُمْ ۗ وَرَزَقَكُمْ مِنَ الطَّيِّبَاتِ ۗ ذِكْرُ اللَّهِ رَبِّكُمْ فَتَبَرَّكَ اللَّهُ رَبُّ الْعَالَمِينَ ﴿١٤﴾</p>
<p>65. ಅವನೇ ಚಿರಂತನನು. ಅವನ ಹೊರತು ಇನ್ನಾರೂ ಆರಾಧ್ಯರಿಲ್ಲ. ನಿಮ್ಮ ಧರ್ಮವನ್ನು ಅವನಿಗಾಗಿಯೇ ಮೀಸಲಾಗಿಟ್ಟು ಅವನನ್ನೇ ಪ್ರಾರ್ಥಿಸಿರಿ. ಸಕಲ ಪ್ರಶಂಸೆಗಳೂ ಸಕಲ ಲೋಕಗಳ ಪಾಲಕ ಪ್ರಭುವಾದ ಅಲ್ಲಾಹನಿಗೆ ಮೀಸಲು.</p>	<p>هُوَ الْحَيُّ الَّذِي لَا إِلَهَ إِلَّا هُوَ ۚ فَادْعُوهُ مُخْلِصِينَ لَهُ الدِّينَ ۗ الْحَمْدُ لِلَّهِ رَبِّ الْعَالَمِينَ ﴿١٥﴾</p>
<p>10. ಈ ಸೂಕ್ತದಲ್ಲಿ ಎರಡು ವಿಷಯಗಳು ಅತ್ಯಂತ ಗಮನಾರ್ಹವಾಗಿವೆ. ಮೊದಲನೆಯದಾಗಿ 'ದುಆ' ಮತ್ತು 'ಇಬಾದತ್'ನ್ನು ಇಲ್ಲಿ ಸಮಾನ ಅರ್ಥ ಬರುವ ಪದಗಳ ರೂಪದಲ್ಲಿ ಪ್ರಯೋಗಿಸಲಾಗಿದೆ. ಮೊದಲನೇ ವಾಕ್ಯದಲ್ಲಿ ಯಾವುದಕ್ಕೆ 'ದುಆ' ಎಂಬ ಪದ ಬಳಸಲಾಗಿದೆಯೋ ಎರಡನೆಯ ವಾಕ್ಯದಲ್ಲಿ ಅದಕ್ಕೆ 'ಇಬಾದತ್' ಎಂಬ ಪದ ಬಳಸಲಾಗಿದೆ. ಇದರಿಂದ ದುಆ ಅಥವಾ ಪ್ರಾರ್ಥನೆಯಲ್ಲಿ ಇಬಾದತ್ ಅಥವಾ ಇಬಾದತ್‌ನ ಸ್ಫೂರ್ತಿ ಅಡಕವಾಗಿದೆ ಎಂದು ಸ್ಪಷ್ಟವಾಗುತ್ತದೆ. ಎರಡನೆಯದಾಗಿ ಅಲ್ಲಾಹನಲ್ಲಿ ಪ್ರಾರ್ಥಿಸದವರಿಗೆ 'ಅಹಂಕಾರ ಪಟ್ಟು ನನ್ನ ದಾಸ್ಯ ಮತ್ತು ಆರಾಧನೆಯಿಂದ ವಿಮುಖರಾಗುವವರು' ಎಂಬ ಪದಗಳನ್ನು ಪ್ರಯೋಗಿಸಲಾಗಿದೆ. ಅಲ್ಲಾಹನಲ್ಲಿ ಪ್ರಾರ್ಥಿಸುವುದು ದಾಸ್ಯದ ಬೇಡಿಕೆಯಾಗಿದೆ. ಅದರಿಂದ ವಿಮುಖನಾಗುವವನು ದುರಹಂಕಾರದಲ್ಲಿದ್ದಾನೆಂದರ್ಥ ಎಂದು ಇದರಿಂದ ತಿಳಿದು ಬರುತ್ತದೆ.</p>	

66. ಸಂದೇಶವಾಹಕರೇ, ಇವರೊಡನೆ ಹೇಳಿರಿ- "ನೀವು ಅಲ್ಲಾಹನನ್ನು ಬಿಟ್ಟು ಯಾರನ್ನೆಲ್ಲಾ ಪ್ರಾರ್ಥಿಸುತ್ತಿರುವಿರೋ ಅವರ ದಾಸ್ಯ-ಆರಾಧನೆ ಮಾಡುವುದರಿಂದ ನನ್ನನ್ನು ತಡೆಯಲಾಗಿದೆ. ನನ್ನ ಬಳಿಗೆ ನನ್ನ ಪ್ರಭುವಿನ ಕಡೆಯಿಂದ ಸುಸ್ಪಷ್ಟ ನಿದರ್ಶನಗಳು ಬಂದಿರುವಾಗ (ನಾನು ಈ ಕಾರ್ಯವೆಸಗುವುದಾದರೂ ಹೇಗೆ?) ನಾನು ಸಕಲ ಲೋಕಪಾಲಕನ ಮುಂದೆ ಶರಣಾಗತನಾಗಬೇಕೆಂದು ನನಗೆ ಅಪ್ಪಣೆ ಕೊಡಲಾಗಿದೆ."

قُلْ إِنِّي نُهُيْتُ أَنْ أَعْبُدَ الَّذِينَ
تَدْعُونَ مِنْ دُونِ اللَّهِ لَمَّا جَاءَنِي
الْبَيِّنَاتُ مِنْ رَبِّي وَأُمرتُ أَنْ
أُسَلِّمَ لِرَبِّ الْعَالَمِينَ ﴿٦٦﴾

67. ನಿಮ್ಮನ್ನು ಮಣ್ಣಿನಿಂದ ತರುವಾಯ ವೀರ್ಯದಿಂದ, ಅನಂತರ ರಕ್ತಪಿಂಡದಿಂದ ಸೃಷ್ಟಿಸಿದವನು ಅವನೇ ತಾನೇ. ಆಮೇಲೆ ಅವನು ನಿಮ್ಮನ್ನು ಶಿಶುವಿನ ರೂಪದಲ್ಲಿ ಹೊರ ತರುತ್ತಾನೆ. ಆ ಬಳಿಕ ನೀವು ನಿಮ್ಮ ಸಂಪೂರ್ಣ ಪ್ರಾಣವನ್ನೆ ತಲಪಲು ನಿಮ್ಮನ್ನು ಬೆಳೆಸುತ್ತಾನೆ. ಅನಂತರ ನೀವು ವೃದ್ಧಾಪ್ಯಕ್ಕೆ ತಲಪಲಿಕ್ಕಾಗಿ ಇನ್ನಷ್ಟು ಬೆಳೆಸುತ್ತಾನೆ ಮತ್ತು ನಿಮ್ಮಲ್ಲಿ ಕೆಲವರನ್ನು ಮೊದಲೇ ಹಿಂದಕ್ಕೆ ಕರೆಸಿಕೊಳ್ಳಲಾಗುತ್ತದೆ. ನೀವು ನಿಮ್ಮ ನಿಶ್ಚಿತ ಸಮಯವನ್ನು ತಲುಪಲಿಕ್ಕಾಗಿ ಹಾಗೂ ನೀವು ವಸ್ತುಸ್ಥಿತಿಯನ್ನು ಅರಿತುಕೊಳ್ಳಲಿಕ್ಕಾಗಿ ಹೀಗೆಲ್ಲಾ ಮಾಡಲಾಗುತ್ತದೆ.

هُوَ الَّذِي خَلَقَكُمْ مِنْ تَرَابٍ ثُمَّ
مِنْ نُطْفَةٍ ثُمَّ مِنْ عَلَقَةٍ ثُمَّ
يُخْرِجُكُمْ طِفْلًا ثُمَّ لِتَبْلُغُوا أَشَدَّكُمْ
ثُمَّ لِيَتَوَكَّلُوا أَسْبُوخًا وَمِنْكُمْ مَن
يُتَوَكَّلُ مِنْ قَبْلُ وَلِيَتَبَلَّغُوا أَجَلًا
مُؤَسَّسًا وَ لَعَلَّكُمْ تَعْقِلُونَ ﴿٦٧﴾

68. ಜೀವಂತಗೊಳಿಸುವವನೂ ಮರಣ ಕೊಡುವವನೂ ಅವನೇ. ಅವನು ಯಾವ ವಿಷಯದ ಬಗ್ಗೆ ತೀರ್ಮಾನ ಮಾಡುವಾಗಲೂ 'ಆಗಿ ಬಿಡು' ಎಂಬ ಅಪ್ಪಣೆಯೊಂದನ್ನು ಮಾತ್ರ ಕೊಟ್ಟು ಬಿಡುತ್ತಾನೆ ಮತ್ತು ಅದು ಆಗಿ ಬಿಡುತ್ತದೆ.

هُوَ الَّذِي يُحْيِي وَيُمِيتُ فَإِذَا أَقَضَى
أَمْرًا فَإِنَّمَا يَقُولُ لَهُ كُنْ فَيَكُونُ ﴿٦٨﴾

69. ಅಲ್ಲಾಹನ ವಚನಗಳ ಬಗ್ಗೆ ಜಗಳ ಮಾಡುವವರನ್ನು ನೀವು ಕಂಡಿದೀರಿ? ಅವರು ಎಲ್ಲಿಂದ ದಾರಿಗೇಡಿಸಲ್ಪಡುತ್ತಿದ್ದಾರೆ?

أَلَمْ تَرَ إِلَى الَّذِينَ يُجَادِلُونَ فِي آيَاتِ
اللَّهِ أَنَّى يُصْرَفُونَ ﴿٦٩﴾

70. ಇವರು ಈ ಗ್ರಂಥವನ್ನೂ ನಾವು ನಮ್ಮ ಸಂದೇಶವಾಹಕರೊಂದಿಗೆ ಕಳುಹಿಸಿದ್ದ ಎಲ್ಲಾ ಗ್ರಂಥಗಳನ್ನೂ ಸುಳ್ಳಾಗಿಸುತ್ತಾರೆ. ಸದ್ಯವೇ ಇವರಿಗೆ ಗೊತ್ತಾಗಲಿದೆ-

الَّذِينَ كَذَّبُوا بِالْكِتَابِ وَبِمَا أَرْسَلْنَا
بِهِ رَسُولَنَا فَسَوْفَ يَعْلَمُونَ ﴿٧٠﴾

71-72. ಆಗ ಕಂಠ ಕಡಗಗಳು ಮತ್ತು ಸಂಕೋಲೆಗಳು ಅವರ ಕೊರಳುಗಳಲ್ಲಿರುವುವು. ಅವುಗಳನ್ನು ಹಿಡಿದು ಅವರು ಕುದಿಯುತ್ತಿರುವ ನೀರಿನ ಕಡೆಗೆ ಎಳೆಯಲ್ಪಡುವರು. ತರುವಾಯ ನರಕ್ಕಾಗಿಗೆ ಎಸೆಯಲ್ಪಡುವರು.

إِذِ الْأَعْلَالُ فِي أَعْنَاقِهِمْ وَالسَّلْسِلُ
يُسْحَبُونَ ﴿٧١﴾
فِي الْحَيِيمَةِ ثُمَّ فِي النَّارِ يُسْجَرُونَ ﴿٧٢﴾

73-74. ಅನಂತರ ಅವರೊಡನೆ, "ನೀವು ಅಲ್ಲಾಹನನ್ನು ಬಿಟ್ಟು ಸಹಭಾಗಿಗಳನ್ನಾಗಿಸಿಕೊಂಡಿದ್ದ ಇತರ ದೇವರುಗಳು ಈಗ ಎಲ್ಲಿದ್ದಾರೆ?" ಎಂದು ಕೇಳಲಾಗುವುದು. ಆಗ ಅವರು, "ಅವು ನಮ್ಮಿಂದ ಕಳೆದು ಹೋದವು, ಮಾತ್ರವಲ್ಲ ನಾವು ಇದಕ್ಕೆ ಮುಂಚೆ ಯಾವುದನ್ನೂ ಕರೆದು ಪ್ರಾರ್ಥಿಸುತ್ತಿರಲಿಲ್ಲ" ಎಂದು ಉತ್ತರಿಸುವರು. ಹೀಗೆ ಸತ್ಯನಿಷೇಧಿಗಳು ಪಥಭ್ರಷ್ಟರಾಗಿರುವುದನ್ನು ಅಲ್ಲಾಹನು ಸಾಬೀತುಪಡಿಸಿ ಬಿಡುವನು.

75. ಅವರೊಡನೆ ಹೀಗೆ ಹೇಳಲಾಗುವುದು, "ನೀವು ಭೂಲೋಕದಲ್ಲಿ ಅಸತ್ಯದಲ್ಲೇ ಮಗ್ನರಾಗಿದ್ದು ಅದರ ಮೇಲೆ ದರ್ಪ ತೋರುತ್ತಿದ್ದುದರಿಂದ ನಿಮ್ಮ ಗತಿ ಹೀಗಾಯಿತು.

76. ಈಗ ನಡೆಯಿರಿ, ನರಕ ದ್ವಾರಗಳಲ್ಲಿ ಪ್ರವೇಶಿಸಿರಿ. ನಿಮಗೆ ಸದಾ ಅಲ್ಲೇ ಇರಬೇಕಾಗಿದೆ. ಅಹಂಕಾರಿಗಳ ಅತ್ಯಂತ ಕೆಟ್ಟ ವಾಸಸ್ಥಾನ."

77. ಆದುದರಿಂದ ಸಂದೇಶವಾಹಕರೇ, ತಾಳ್ಮೆ ವಹಿಸಿರಿ. ಅಲ್ಲಾಹನ ವಾಗ್ದಾನವು ಪರಮ ಸತ್ಯವಾಗಿದೆ. ಇನ್ನು ನಾವು ಇವರಿಗೆ ಎಚ್ಚರಿಕೆ ನೀಡುತ್ತಿರುವಂತಹ ದುಷ್ಟರಿಣಾಮಗಳ ಒಂದಂಶವನ್ನು ನಿಮ್ಮೆದುರಲ್ಲೇ ಇವರಿಗೆ ತೋರಿಸಿದರೂ ಅಥವಾ (ಅದಕ್ಕೆ ಮುಂಚೆಯೇ) ನಿಮ್ಮನ್ನು ಇಹಲೋಕದಿಂದ ಎತ್ತಿಕೊಂಡರೂ ಇವರಿಗಂತೂ ನಮ್ಮ ಕಡೆಗೇ ಮರಳಿ ಬರಬೇಕಾಗಿದೆ.

78. ಸಂದೇಶವಾಹಕರೇ, ನಾವು ನಿಮಗಿಂತ ಮುಂಚೆ ಅನೇಕ ಸಂದೇಶವಾಹಕರನ್ನು ರವಾನಿಸಿರುತ್ತೇವೆ. ಅವರಲ್ಲಿ ಕೆಲವರ ವೃತ್ತಾಂತಗಳನ್ನು ನಾವು ನಿಮಗೆ ತಿಳಿಸಿದ್ದೇವೆ ಮತ್ತು ಕೆಲವರ ವೃತ್ತಾಂತಗಳನ್ನು ತಿಳಿಸಿಲ್ಲ. ಅಲ್ಲಾಹನ ಅಪ್ಪಣೆ ಇಲ್ಲದೆ ತಾನಾಗಿಯೇ ನಿದರ್ಶನವನ್ನು ತರುವ ಸಾಮರ್ಥ್ಯ ಯಾವ ಸಂದೇಶವಾಹಕರಿಗೂ ಇರಲಿಲ್ಲ. ಅಲ್ಲಾಹನ ಆಜ್ಞೆ ಬಂದು ಬಿಟ್ಟಾಗ ಸತ್ಯಕ್ಕನುಸಾರ ತೀರ್ಮಾನ ಮಾಡಿ ಬಿಡಲಾಯಿತು ಮತ್ತು ಆಗ ದುಷ್ಟರ್ಮಿಗಳು ನಷ್ಟದಲ್ಲಿ ಬಿದ್ದುಬಿಟ್ಟರು.

79. ಅಲ್ಲಾಹನೇ ನಿಮಗಾಗಿ ಈ ಜಾನುವಾರುಗಳನ್ನು ಉಂಟು ಮಾಡಿರುತ್ತಾನೆ. ಅವುಗಳ ಪೈಕಿ ಕೆಲವನ್ನು, ನೀವು ಸವಾರಿಗಾಗಿಯೂ ಇನ್ನು ಕೆಲವನ್ನು ಆಹಾರಕ್ಕಾಗಿಯೂ ಉಪಯೋಗಿಸುವಂತೆ ಮಾಡಿರುತ್ತಾನೆ.

ثُمَّ قِيلَ لَهُمْ أَيْنَ مَا كُنتُمْ
تُشْرِكُونَ ﴿٧٣﴾
مِنْ دُونِ اللَّهِ قَالُوا ضَلُّوا عَنَّا بَلْ
لَمْ نَكُنْ نَدْعُوا مِنْ قَبْلُ شَيْئًا
كَذَلِكَ يُضِلُّ اللَّهُ الْكَافِرِينَ ﴿٧٤﴾

ذُكِرْكُمْ بِمَا كُنتُمْ تَفْرَحُونَ فِي الْأَرْضِ
بِغَيْرِ الْحَقِّ وَبِمَا كُنتُمْ تَمْرَحُونَ ﴿٧٥﴾

أَدْخَلُوا أَبْوَابَ جَهَنَّمَ خَالِدِينَ فِيهَا
فَإِنَّ مَثْوَى الْمُتَكَبِّرِينَ ﴿٧٦﴾

فَاصْبِرْ إِنَّ وَعْدَ اللَّهِ حَقٌّ قَالُوا
تُرِيَتِكَ بَعْضَ الَّذِي نَعِدُهُمْ أَوْ
تَتَوَقَّيْتِكَ فَأَلَيْنَا يَرْجِعُونَ ﴿٧٧﴾

وَلَقَدْ أَرْسَلْنَا رُسُلًا مِنْ قَبْلِكَ
مِنْهُمْ مَنْ قَصَصْنَا عَلَيْكَ وَمِنْهُمْ
مَنْ لَمْ نَقْصُصْ عَلَيْكَ وَمَا كَانَ
لِرَسُولٍ أَنْ يَأْتِيَ بِآيَةٍ إِلَّا بِإِذْنِ
اللَّهِ فَإِذَا جَاءَ أَمْرُ اللَّهِ فُضِيَ بِالْحَقِّ
وَخَسِرَ هُنَالِكَ الْمُبْطِلُونَ ﴿٧٨﴾

اللَّهُ الَّذِي جَعَلَ لَكُمْ الْأَنْعَامَ لِتَرْكَبُوا
مِنْهَا وَمِنْهَا تَأْكُلُونَ ﴿٧٩﴾

80. ಅವುಗಳಲ್ಲಿ ನಿಮಗೆ ಇನ್ನೂ ಅನೇಕ ಪ್ರಯೋಜನಗಳಿವೆ. ನೀವು ಅವುಗಳ ಮೇಲೇರಿ, ನಿಮ್ಮ ಮನಗಳಲ್ಲಿ ಎಲ್ಲಿ ಹೋಗಬೇಕೆಂಬ ಇಚ್ಛೆ ಇದೆಯೋ ಅಲ್ಲಿಗೆ ತಲುಪಬಲ್ಲೀರಿ. ಅವುಗಳ ಮೇಲೂ ನಾವೆಗಳ ಮೇಲೂ ನೀವು ಸವಾರಿ ಮಾಡಿಸಲ್ಪಡುತ್ತೀರಿ.

وَ لَكُمْ فِيهَا مَنَافِعٌ وَلِتَبْلُغُوا عَلَيْهَا حَاجَةً فِي صُدُورِكُمْ وَعَلَيْهَا وَعَلَى الْفُلْكِ تُحْمَلُونَ ﴿٨٠﴾

81. ಅಲ್ಲಾಹನು ತನ್ನ ಈ ನಿದರ್ಶನಗಳನ್ನು ನಿಮಗೆ ತೋರಿಸಿ ಕೊಡುತ್ತಿದ್ದಾನೆ. ನೀವು ಅವನ ಯಾವ ಯಾವ ನಿದರ್ಶನಗಳನ್ನು ನಿರಾಕರಿಸಬಲ್ಲೀರಿ?

وَ يُرِيكُمْ آيَاتِنَا فَتَأْتِي آيَاتِ اللَّهِ تُكْفِرُونَ ﴿٨١﴾

82. ಇವರಿಗಿಂತ ಮುಂಚೆ ಗತಿಸಿದವರ ಗತಿಯೇನಾಯಿತೆಂದು ನೋಡಲಿಕ್ಕಾಗಿ ಇವರು ಈ ಭೂಮಿಯಲ್ಲಿ ಸಂಚರಿಸಲಿಲ್ಲವೇ? ಅವರು ಸಂಖ್ಯೆಯಲ್ಲಿ ಇವರಿಗಿಂತ ಹೆಚ್ಚಿದ್ದರು, ಇವರಿಗಿಂತಲೂ ಹೆಚ್ಚು ಬಲಶಾಲಿಗಳಾಗಿದ್ದರು ಮತ್ತು ಭೂಮಿಯಲ್ಲಿ ಇವರಿಗಿಂತಲೂ ಅಧಿಕ ವೈಭವಯುಕ್ತ ಕುರುಹುಗಳನ್ನು ಬಿಟ್ಟು ಹೋಗಿರುವರು. ಅವರು ಸಂಪಾದಿಸಿದುದು ಅವರ ಯಾವ ಕೆಲಸಕ್ಕೂ ಬರಲಿಲ್ಲ.

أَلَمْ يَسِيرُوا فِي الْأَرْضِ فَيَنْظُرُوا كَيْفَ كَانَ عَاقِبَةُ الَّذِينَ مِن قَبْلِهِمْ ط كَانُوا أَكْثَرًا مِنْهُمْ وَأَشَدُّ قُوَّةً وَ أَشَارًا فِي الْأَرْضِ فَمَا آغْنَى عَنْهُمْ مَّا كَانُوا يَكْسِبُونَ ﴿٨٢﴾

83. ಅವರ ಸಂದೇಶವಾಹಕರು ಅವರ ಬಳಿಗೆ ಪ್ರತ್ಯಕ್ಷ ಪ್ರಮಾಣಗಳನ್ನು ತಂದಾಗ ಅವರು ತಮ್ಮಲ್ಲಿದ್ದ ವಿದ್ಯೆಯಲ್ಲೇ ಮಗ್ನರಾಗಿದ್ದರು ಮತ್ತು ಅಪಹಾಸ್ಯ ಮಾಡುತ್ತಿದ್ದುದರ ಸುಳಿಯಲ್ಲೇ ಸಿಲುಕಿಕೊಂಡರು.


فَلَمَّا جَاءَتْهُمْ رُسُلُهُم بِالْبَيِّنَاتِ فَرِحُوا بِمَا عِنْدَهُمْ مِنَ الْعِلْمِ وَ حَاقَ بِهِمْ مَّا كَانُوا بِهِ يَسْتَهْزِئُونَ ﴿٨٣﴾

84. ಅವರು ನಮ್ಮ ಯಾತನೆಯನ್ನು ಕಂಡುಕೊಂಡಾಗ ನಾವು ಏಕವಾತ್ರನೂ ಸಹಭಾಗಿಗಳಾರೂ ಇಲ್ಲದವನೂ ಆದ ಅಲ್ಲಾಹನನ್ನು ನಂಬಿದವು. ನಾವು ಅವನ ಸಹಭಾಗಿಗಳೆಂದು ಪರಿಗಣಿಸುತ್ತಿದ್ದ ಸಕಲ ಆರಾಧ್ಯರನ್ನು ನಿರಾಕರಿಸುತ್ತೇವೆ ಎಂದು ಕೂಗಾಡಿದರು.

فَلَمَّا رَأَوْا بَأْسَنَا قَالُوا آمَنَّا بِاللَّهِ وَ حَدَّثُوا وَ كَفَرْنَا بِمَا كُنَّا بِهِ مُشْرِكِينَ ﴿٨٤﴾

85. ಆದರೆ, ನಮ್ಮ ಯಾತನೆಯನ್ನು ಕಂಡ ಬಳಿಕ ಅವರ ವಿಶ್ವಾಸವು ಅವರಿಗೆ ಏನೂ ಫಲಕಾರಿಯಾಗುವಂತಿರಲಿಲ್ಲ. ಏಕೆಂದರೆ ಅಲ್ಲಾಹನ ದಾಸರ ಮಧ್ಯೆ ಸದಾ ಜಾರಿಯಲ್ಲಿದ್ದ ನಿಶ್ಚಿತ ನಿಯಮ ಇದೇ ಆಗಿತ್ತು ಮತ್ತು ಆಗ ಸತ್ಯನಿಷೇಧಿಗಳು ನಷ್ಟದಲ್ಲಿ ಬಿದ್ದು ಬಿಟ್ಟರು.

فَلَمْ يَكُ يَنْفَعُهُمْ إِيمَانُهُمْ لَمَّا رَأَوْا بَأْسَنَا ط سَتَتِ اللَّهُ النَّجِيَّ قَدْ خَلَتْ فِي عِبَادِهِ وَ خَسِرَ هُنَالِكَ الْكٰفِرُونَ ﴿٨٥﴾




41.ಹಾವಿಮ್ ಅಸ್ಮಜ್

(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಹಾವಿಮ್.
2. ಇದು ಪರಮ ದಯಾಮಯನೂ ಕರುಣಾನಿಧಿಯೂ ಆದವನ ಕಡೆಯಿಂದ ಅವತೀರ್ಣ ಗೊಳಿಸಲ್ಪಟ್ಟುದಾಗಿದೆ.
3. ಸೂಕ್ತಗಳು ಸುಸ್ಪಷ್ಟವಾಗಿ ವಿವರಿಸಲ್ಪಟ್ಟಿರುವ ಗ್ರಂಥವಿದು. ಜ್ಞಾನವುಳ್ಳವರಿಗಾಗಿ ಅರಬೀ ಭಾಷೆಯ ಕುರ್ಆನ್.
4. ಸುವಾರ್ತೆ ಹಾಗೂ ಎಚ್ಚರಿಕೆ ನೀಡುವಂತಹದು. ಆದರೆ ಇವರಲ್ಲಿ ಹೆಚ್ಚಿನವರು ಇದರಿಂದ ವಿಮುಖರಾದರು ಮತ್ತು ಅವರು ಕಿವಿ ಗೊಡುವುದಿಲ್ಲ.
5. "ನೀವು ಯಾವುದರ ಕಡೆಗೆ ನಮ್ಮನ್ನು ಕರೆಯುತ್ತಿರುವಿರೋ ಅದರ ಬಗ್ಗೆ ನಮ್ಮ ಹೃದಯಗಳ ಮೇಲೆ ಹೊದಿಕೆಗಳು ಹೊದಿಸಲ್ಪಟ್ಟಿವೆ. ನಮ್ಮ ಕಿವಿಗಳು ಕಿವುಡಾಗಿ ಬಿಟ್ಟಿವೆ. ನಮ್ಮ ಮತ್ತು ನಿಮ್ಮ ನಡುವೆ ಒಂದು ತೆರೆ ಬಿದ್ದಿದೆ. ನೀವು ನಿಮ್ಮ ಕೆಲಸ ಮಾಡಿರಿ, ನಾವು ನಮ್ಮ ಕೆಲಸ ಮಾಡುತ್ತ ಹೋಗುವೆವು" ಎನ್ನುತ್ತಾರೆ.
6. ಸಂದೇಶವಾಹಕರೇ, ಇವರೊಡನೆ ಹೇಳಿರಿ, "ನಾನು ನಿಮ್ಮಂತೆಯೇ ಇರುವ ಒಬ್ಬ ಮನುಷ್ಯನೇ ಆಗಿದ್ದೇನೆ. ನಿಮ್ಮ ಆರಾಧ್ಯನು ಏಕಮಾತ್ರ ಆರಾಧ್ಯನಾಗಿರುವನೆಂದು ನನಗೆ 'ದಿವ್ಯವಾಣಿ' ಮೂಲಕ ತಿಳಿಸಲಾಗುತ್ತದೆ. ಆದುದರಿಂದ ನೀವು ನೇರವಾಗಿ ಅವನದೇ ದಿಕ್ಕನ್ನು ಅನುಸರಿಸಿರಿ ಮತ್ತು ಅವನೊಡನೆ ಕ್ಷಮೆ ಯಾಚಿಸಿರಿ. ಬಹುದೇವವಿಶ್ವಾಸಿಗಳಿಗೆ ವಿನಾಶವಿದೆ.



بِسْمِ اللَّهِ الرَّحْمَنِ الرَّحِيمِ

حَمْدٌ

تَنْزِيلٌ مِّنَ الرَّحْمَنِ الرَّحِيمِ

كِتَابٌ فُصِّلَتْ آيَاتُهُ قُرْآنًا عَرَبِيًّا
لِقَوْمٍ يَعْلَمُونَ

بَشِيرًا وَنَذِيرًا فَأَعْرَضَ أَكْثَرُهُمْ
فَهُمْ لَا يَسْمَعُونَ

وَقَالُوا قُلُوبُنَا فِي أَكِنَّةٍ مِّمَّا تَدْعُونَا
إِلَيْهِ وَفِي أَذَانِنَا وَقُرْءٍ مِّنْ بَيْنِنَا
وَبَيْنِكَ حِجَابٌ فَأَعْمَلْنَا لَكُمْ أَعْمَالَ

قُلْ إِنَّمَا أَنَا بَشَرٌ مِّثْلُكُمْ يُوحَىٰ إِلَيَّ
أَنَّمَا إِلَهُكُمُ اللَّهُ وَاحِدٌ فَاسْتَقِيمُوا
إِلَيْهِ وَاسْتَغْفِرُوا لَهُ وَبِئْسَ لِلْمُشْرِكِينَ

7. ಅವರು ಝಕಾತ್ ಕೊಡದವರು ಹಾಗೂ ಪರಲೋಕ ಜೀವನವನ್ನು ನಿರಾಕರಿಸುವವರು.

الَّذِينَ لَا يُؤْتُونَ الزَّكَاةَ وَهُمْ
بِالْآخِرَةِ هُمْ كَفَرُونَ ﴿٧﴾

8. ಆದರೆ ಸತ್ಯವಿಶ್ವಾಸವನ್ನು ಸ್ವೀಕರಿಸಿ ಸತ್ಕರ್ಮವೆಸಗಿದವರಿಗಾಗಿ ಖಂಡಿತವಾಗಿಯೂ ಎಂದೂ ಕೊನೆಗೊಳ್ಳದಂತಹ ಸತ್ಪಲವಿದೆ."

إِنَّ الَّذِينَ آمَنُوا وَعَمِلُوا الصَّالِحَاتِ
لَهُمْ أَجْرٌ غَيْرُ مَمْنُونٍ ﴿٨﴾

9. ಸಂದೇಶವಾಹಕರೇ, ಇವರೊಡನೆ ಹೇಳಿರಿ- "ಭೂಮಿಯನ್ನು ಎರಡೇ ದಿನಗಳಲ್ಲಿ ಸೃಷ್ಟಿಸಿದಂತಹ ದೇವನನ್ನು ನೀವು ನಿರಾಕರಿಸುತ್ತೀರಾ? ಮತ್ತು ಇತರರನ್ನು ಅವನಿಗೆ ಸರಿಸಮಾನರಾಗಿ ಮಾಡುತ್ತೀರಾ? ಸಕಲ ಲೋಕಗಳ ಪಾಲಕ ಪ್ರಭು ಅವನೇ ತಾನೆ."

قُلْ أَنتُمْ تَكْفُرُونَ بِالَّذِي خَلَقَ
الْأَرْضَ فِي يَوْمَيْنِ وَتَجْعَلُونَ لَهُ
أندادا ۗ ذَٰلِكَ رَبُّ الْعَالَمِينَ ﴿٩﴾

10. ಅವನು (ಭೂಮಿಯನ್ನು ಅಸ್ತಿತ್ವಕ್ಕೆ ತಂದ ಬಳಿಕ) ಅದರ ಮೇಲೆ ಪರ್ವತಗಳನ್ನು ನಾಟಿದನು. ಅದರಲ್ಲಿ ಸಮೃದ್ಧಿಗಳನ್ನಿರಿಸಿದನು ಮತ್ತು ಅದರಲ್ಲಿ ಎಲ್ಲ ಅಪೇಕ್ಷಕರಿಗಾಗಿ ಅವರವರ ಅಗತ್ಯಾನುಸಾರ, ಸರಿಯಾದ ಪ್ರಮಾಣದಲ್ಲಿ ಆಹಾರ ವಸ್ತುಗಳನ್ನು ಒದಗಿಸಿದನು. ಈ ಕಾರ್ಯಗಳೆಲ್ಲ ನಾಲ್ಕು ದಿನಗಳಲ್ಲಾದವು."

وَجَعَلَ فِيهَا رِوَاسِيًا مِنْ فَوْقِهَا
وَبَرَكَ فِيهَا وَقَدَّرَ فِيهَا أَقْوَاتَهَا
فِي أَرْبَعَةِ أَيَّامٍ سَوَاءً لِّلنَّاسِ لِيْلِينَ ﴿١٠﴾

11. ತರುವಾಯ ಅವನು ಆಕಾಶದ ಕಡೆಗೆ ಗಮನ ಹರಿಸಿದನು.² ಆಗ ಅದು ಕೇವಲ ಹೊಗೆಯಾಗಿತ್ತು. ಅವನು ಆಕಾಶ-ಭೂಮಿಗಳೊಡನೆ, "ನೀವು ಬಯಸಿದರೂ ಬಯಸದಿದ್ದರೂ ಅಸ್ತಿತ್ವಕ್ಕೆ ಬಂದು ಬಿಡಿರಿ" ಎಂದನು. ಅಪರೇಷಾ, "ನಾವು ಆಜ್ಞಾಪಾಲಕರಂತೆ ಬಂದು ಬಿಟ್ಟೆವು" ಎಂದವು.

ثُمَّ اسْتَوَىٰ إِلَى السَّمَاءِ وَهِيَ دُخَانٌ
فَقَالَ لَهَا وَاللَّأَرْضِ ائْتِيَا طَوْعًا أَوْ
كَرْهًا ۗ طَا ۗ تَأْتِيَانِي ۗ طَا ۗ بَعِينٍ ﴿١١﴾

12. ಆಗ ಅವನು ಎರಡು ದಿನಗಳೊಳಗೆ ಸಪ್ತಗನಗಳನ್ನು ಉಂಟು ಮಾಡಿದನು ಮತ್ತು ಎಲ್ಲ ಆಕಾಶಗಳಲ್ಲೂ ಅದರ ಕಾನೂನನ್ನು 'ದಿವ್ಯವಾಣಿ' ಮಾಡಿಬಿಟ್ಟನು. ಭೂಲೋಕದ ಆಕಾಶವನ್ನು ನಾವು ದೀಪಗಳಿಂದ ಅಲಂಕರಿಸಿದೆವು ಮತ್ತು ಅದನ್ನು ಚೆನ್ನಾಗಿ ಸುರಕ್ಷಿತಗೊಳಿಸಿದೆವು. ಇವೆಲ್ಲವೂ ಓರ್ವ ಪ್ರಬಲನೂ ಸರ್ವಜ್ಞನೂ ಆಗಿರುವಂತೆ ಯೋಜನೆಯಾಗಿದೆ.

فَقَضَيْنَ سَبْعَ سَلَوَاتٍ فِي يَوْمَيْنِ
وَأَوْحَىٰ فِي كُلِّ سَمَاءٍ أَمْرَهَا ۗ وَزَيَّنَّا
السَّمَاءَ الدُّنْيَا بِمَصَابِيحٍ ۗ وَحِفْظًا
ذَٰلِكَ تَقْدِيرُ الْعَزِيزِ الْعَلِيمِ ﴿١٢﴾

1. ಅರ್ಥಾತ್- ಆಹಾರವನ್ನು ಬಯಸುವ ಪ್ರತಿಯೊಂದು ಜೀವಿಗೆ.

2. ಭೂಮಿಯನ್ನು ಸೃಷ್ಟಿಸಿದ ಮತ್ತು ಅದನ್ನು ಜನವಾಸಕ್ಕೆ ಅರ್ಹಗೊಳಿಸಿದ ನಂತರ ಅವನು ಆಕಾಶವನ್ನು ಸೃಷ್ಟಿಸಿದನು ಎಂದು ಇದರ ಅರ್ಥವಲ್ಲ. ಇಲ್ಲಿ 'ತರುವಾಯ' ಎಂಬ ಪದ ಕಾಲಕ್ರಮಕ್ಕಾಗಿ ಉಪಯೋಗವಾಗಿಲ್ಲ ಬದಲಾಗಿ ಅನುಕ್ರಮವಾದ ವರ್ಣನೆಗೆ ಉಪಯೋಗವಾಗಿದೆ. ಅನಂತರದ ವಾಕ್ಯಗಳು ಇದನ್ನು ಸ್ಪಷ್ಟಪಡಿಸುತ್ತವೆ.

13. ಇವರಿಗೆ ವಿಮುಖರಾಗುತ್ತಾರೆಂದಾದರೆ ಇವರೊಡನೆ ಹೇಳಿರಿ, "ನಾನು ನಿಮ್ಮನ್ನು, ಆದ್ ಮತ್ತು ಸಮೂದರ ಮೇಲೆ ಎರಗಿ ದ್ವಂತಹ, ಹಠಾತ್ತನೆ ಸಿಡಿಮ ಬೀಳುವ ಒಂದು ಯಾತನೆಯ ಬಗ್ಗೆ ಎಚ್ಚರಿಸುತ್ತೇನೆ."

فَإِنْ أَعْرَضُوا فَقُلْ أَنْذَرْتُكُمْ صَاعِقَةً مِثْلَ صَاعِقَةِ عَادٍ وَثَمُودَ ﴿١٣﴾

14. ದೇವ ಸಂದೇಶವಾಹಕರು ಅವರ ಮುಂದಿನಿಂದಲೂ ಹಿಂದಿನಿಂದಲೂ ಎಲ್ಲ ದಿಕ್ಕುಗಳಿಂದಲೂ ಅವರ ಬಳಿ ಬಂದು, "ನೀವು ಅಲ್ಲಾಹನ ಹೊರತು ಇನ್ನಾರ ದಾಸ್ಯ-ಆರಾಧನೆಯನ್ನೂ ಮಾಡ ಬೇಡಿರಿ" ಎಂದು ಹೇಳಿದಾಗ ಅವರು, "ನಮ್ಮ ಪ್ರಭು ಇಚ್ಛಿಸುತ್ತಿದ್ದರೆ ದೇವಚರರನ್ನು ಕಳುಹಿಸುತ್ತಿದ್ದನು. ಆದುದರಿಂದ ನೀವು ಯಾವುದಕ್ಕಾಗಿ ಕಳುಹಿಸಲ್ಪಟ್ಟಿರುವಿರೋ ಅದನ್ನು ನಾವು ನಿರಾಕರಿಸುತ್ತೇವೆ" ಎಂದರು.

إِذْ جَاءَتْهُمْ الرُّسُلُ مِنْ بَيْنِ أَيْدِيهِمْ وَمِنْ خَلْفِهِمْ أَلَّا تَعْبُدُوا إِلَّا اللَّهَ قَالُوا لَوْ شَاءَ رَبُّنَا لَأَنْزَلْنَا مِنَ السَّمَاءِ مَاءً طَيِّبًا أُرْسِلْتُمْ بِهِ كَافِرُونَ ﴿١٤﴾

15. ಆದ್ (ಜನಾಂಗದವರು) ಯಾವ ಹಕ್ಕೂ ಇಲ್ಲದೆ ಭೂಮಿಯಲ್ಲಿ ಅಹಂಕಾರ ಪಡುತ್ತಿದ್ದರು. "ನಮಗಿಂತ ಶಕ್ತಿಶಾಲಿಗಳು ಯಾರಿದ್ದಾರೆ?" ಎನ್ನತೊಡಗಿದರು. ಅವರನ್ನು ಸೃಷ್ಟಿಸಿದ ಅಲ್ಲಾಹ್ ಅವರಿಗಿಂತ ಎಷ್ಟೋ ಅಧಿಕ ಶಕ್ತಿಶಾಲಿಯೆಂದು ಅವರಿಗೆ ಹೊಳೆಯಲಿಲ್ಲವೇ? ಅವರು ನಮ್ಮ ಸೂಕ್ತಗಳನ್ನು ನಿರಾಕರಿಸುತ್ತಲೇ ಇದ್ದರು.

فَمَا عَادٌ بِغَيْرِ الْحَقِّ وَقَالُوا مَنْ أَشَدُّ مِنَّا قُوَّةً أَوَكُمُ يَرَوْنَ أَنَّ اللَّهَ الَّذِي خَلَقَهُمْ هُوَ أَشَدُّ مِنْهُمْ قُوَّةً وَكَانُوا بِآيَاتِنَا يَجْحَدُونَ ﴿١٥﴾

16. ಕೊನೆಗೆ ನಾವು ಅವರಿಗೆ ಲೌಕಿಕ ಜೀವನದಲ್ಲೇ ಅಪಮಾನಕರ ಯಾತನೆಯ ಸವಿಯನ್ನು ಉಣಿಸಲಿಕ್ಕಾಗಿ ಕೆಲವು ಅಶುಭ ದಿನಗಳಲ್ಲಿ ಅವರ ಮೇಲೆ ತೀವ್ರವಾದ ಚಂಡಮಾರುತವನ್ನು ಕಳುಹಿಸಿಬಿಟ್ಟೆವು. ಪರಲೋಕದ ಯಾತನೆಯಂತು ಇದಕ್ಕಿಂತಲೂ ಹೆಚ್ಚು ಅಪಮಾನಕರವಾಗಿದೆ. ಅಲ್ಲಿ ಅವರಿಗೆ ಸಹಾಯ ಮಾಡುವವರು ಯಾರೂ ಇರಲಾರರು.

فَأَرْسَلْنَا عَلَيْهِمْ رِيحًا صَرْصَرًا فِي أَيَّامٍ نَحِسَاتٍ لِنُذِيقَهُمْ عَذَابَ الْخِزْيِ فِي الْحَيَاةِ الدُّنْيَا وَكَعَذَابِ الْأَخِرَةِ آخَرَى وَهُمْ لَا يُبْصِرُونَ ﴿١٦﴾

17. ಇನ್ನು ಸಮೂದರು, ನಾವು ನೇರ ಮಾರ್ಗವನ್ನು ಅವರ ಮುಂದಿರಿಸಿದೆವು. ಆದರೆ ಅವರು ದಾರಿಗಾಣುವ ಬದಲು ಕುರುಡ ರಾಗಿರುವುದನ್ನೇ ಮೆಚ್ಚಿಕೊಂಡರು. ಕೊನೆಗೆ ಅವರ ದುಷ್ಕರ್ಮಗಳಿಂದಾಗಿ ಅವರ ಮೇಲೆ ಅಪಮಾನಕಾರಕ ಯಾತನೆ ಎರಗಿತು.

وَأَمَّا ثَمُودُ فَهَدَيْنَاهُمْ فَاسْتَحَبُّوا الْعَنَى عَلَى الْهُدَى فَآخَذْنَا مِنْهُمُ صَاعِقَةً الْعَذَابِ الْهُونِ بِمَا كَانُوا يَكْسِبُونَ ﴿١٧﴾

24. ಇಂತಹ ಸ್ಥಿತಿಯಲ್ಲಿ ಅವರು ತಾಳ್ಮೆ ವಹಿಸಿದರೂ (ವಹಿಸದಿದ್ದರೂ) ನರಕಾಗ್ನಿಯೇ ಅವರ ವಾಸಸ್ಥಾನವಾಗುವುದು. ಅವರು ಮರಳಲು ಬಯಸಿದರೂ ಅವರಿಗೆ ಅದಕ್ಕೆ ಅವಕಾಶ ಕೊಡಲಾಗದು.

فَإِنْ يَصْبِرُوا فَالنَّارُ مَثْوًى لَهُمْ ۗ
وَإِنْ يَسْتَعْتَبُوا فَمَا لَهُمْ مِنَ الْمُعْتَبِينَ ۝١٤

25. ಅವರಿಗೆ ಅವರ ಮುಂದೆ ಮತ್ತು ಹಿಂದೆ ಇರುವ ವಸ್ತುಗಳನ್ನೆಲ್ಲ ಮನೋಹರಗೊಳಿಸಿ ತೋರಿಸುತ್ತಿದ್ದಂತಹ ಸಂಗಾತಿಗಳನ್ನು ನಾವು ಅವರ ಮೇಲೆ ಹೇರಿ ಬಿಟ್ಟಿದ್ದೆವು. ಕೊನೆಗೆ ಇವರಿಗಿಂತ ಮುಂಚೆ ಗತಿಸಿಹೋಗಿದ್ದ ಯಕ್ಷ ಮತ್ತು ಮಾನವ ಸಮುದಾಯಗಳಿಗೆ ಅನ್ವಯಗೊಂಡಿದ್ದ ಶಿಕ್ಷೆಯ ತೀರ್ಮಾನವೇ ಅವರಿಗೂ ಅನ್ವಯವಾಗಿ ಬಿಟ್ಟಿತು. ಖಂಡಿತವಾಗಿಯೂ ಅವರು ನಷ್ಟ ಹೊಂದುವವರಾಗಿದ್ದರು.

وَيَقِظْنَا لَهُمْ قُرْءَانَ فَزَيَّنُوا لَهُمْ مَا
بَيْنَ أَيْدِيهِمْ وَمَا خَلْفَهُمْ وَحَقَّ
عَلَيْهِمُ الْقَوْلُ فِي أُمَمٍ قَدْ خَلَتْ
مِنْ قَبْلِهِمْ مِنَ الْجِنَّ وَالْإِنْسِ ۗ
إِنَّهُمْ كَانُوا خَسِرِينَ ۝١٥

26. "ಈ ಕುರ್ಆನನ್ನು ಎಷ್ಟು ಮಾತ್ರಕ್ಕೂ ಆಲಿಸಬೇಡಿರಿ. ಇದನ್ನು ಕೇಳಿಸಲಾದಾಗ ಆತಂಕಗಳನ್ನೊಡ್ಡಿರಿ. ಈ ಮೂಲಕ ನೀವು ವಿಜಯಗಳಾಗಲೂಬಹುದು" ಎಂದು ಈ ಸತ್ಯನಿಷೇಧಿಗಳು ಹೇಳುತ್ತಾರೆ.

وَ قَالَ الَّذِينَ كَفَرُوا لَا تَسْمَعُوا لِهَذَا
الْقُرْءَانِ وَالْغَوْا فِيهِ لَعَلَّكُمْ تَغْلِبُونَ ۝١٦

27. ನಾವು ಸತ್ಯನಿಷೇಧಿಗಳಿಗೆ ಘೋರ ಯಾತನೆಯ ಸವಿಯನ್ನು ಉಣಿಸಿಯೇ ತೀರುವೆವು. ಇವರು ಮಾಡುತ್ತಿದ್ದ ಅತ್ಯಂತ ಕೆಟ್ಟ ಕೃತ್ಯಗಳ ಪ್ರತಿಫಲವನ್ನು ಇವರಿಗೆ ಸಂಪೂರ್ಣವಾಗಿ ಕೊಡುವೆವು.

فَلَنْ يَقْنَعَ الَّذِينَ كَفَرُوا عَذَابًا شَدِيدًا
وَلَنْ جَزِيَّتَهُمْ أَسْوَأَ الَّذِي كَانُوا يَعْمَلُونَ ۝١٧

28. ಪ್ರತಿಫಲವಾಗಿ ಅಲ್ಲಾಹನ ಶತ್ರುಗಳಿಗೆ ಸಿಗಲಿರುವುದು ನರಕಾಗ್ನಿಯಾಗಿದೆ. ಇವರ ನೆಲೆಯು ಶಾಶ್ವತವಾಗಿ ಅದರಲ್ಲೇ ಇರುವುದು. ಅವರು ನಮ್ಮ ವಚನಗಳನ್ನು ತಿರಸ್ಕರಿಸುತ್ತಿದ್ದ ಅಪರಾಧಕ್ಕೆ ಶಿಕ್ಷೆಯಿದು.

ذَلِكَ جَزَاءُ أَعْدَاءِ اللَّهِ النَّارِ ۗ لَهُمْ
فِيهَا دَأْمُ الْخُلْدِ ۗ جَزَاءً بِمَا كَانُوا
يَأْتِنَا يَجْحَدُونَ ۝١٨

29. ಅಲ್ಲಿ ಈ ಸತ್ಯನಿಷೇಧಿಗಳು, "ನಮ್ಮ ಪ್ರಭೂ, ನಮ್ಮನ್ನು ಪಥ ಭ್ರಷ್ಟಗೊಳಿಸಿದ್ದ ಯಕ್ಷ ಮತ್ತು ಮಾನವರನ್ನು ನಮಗೊಮ್ಮೆ ತೋರಿಸಿಬಿಡು. ಅವರು ಚೆನ್ನಾಗಿ ಅಪಮಾನಿತರಾಗುವಂತೆ ನಾವು ಅವರನ್ನು ತುಳಿದು ಬಿಡುವೆವು" ಎಂದು ಹೇಳುವರು.

وَ قَالَ الَّذِينَ كَفَرُوا رَبَّنَا أَرِنَا الَّذِينَ
أَضَلْنَا مِنَ الْجِنَّ وَالْإِنْسِ نَجْعَلُهُمْ
تَحْتَ أَقْدَامِنَا لِيَكُونُوا مِنَ الْآسْفِلِينَ ۝١٩

30. ನಮ್ಮ ಪ್ರಭೂ ಅಲ್ಲಾಹನು ಎಂದು ಹೇಳಿ ಆ ಬಳಿಕ ಅದರಲ್ಲೇ ಸ್ಥಿರವಾಗಿ ನಿಂತು ಬಿಟ್ಟವರ ಮೇಲೆ ಖಂಡಿತವಾಗಿಯೂ

إِنَّ الَّذِينَ قَالُوا رَبُّنَا اللَّهُ ثُمَّ اسْتَقَامُوا
تَتَنَزَّلُ عَلَيْهِمُ الْمَلَائِكَةُ أَلَّا تَخَافُوا

5. ಅರ್ಥಾತ್- ಆಕಸ್ಮಿಕವಾಗಿ ಅಲ್ಲಾಹನನ್ನು ತಮ್ಮ ಪ್ರಭುವೆಂದು ಹೇಳಿಬಿಟ್ಟಲ್ಲ. ಹಾಗೆಯೇ ಅಲ್ಲಾಹನನ್ನು ಪ್ರಭುವೆಂದು ಹೇಳುತ್ತಲೇ ಇತರರನ್ನೂ ತಮ್ಮ ಪ್ರಭುವನ್ನಾಗಿ ಮಾಡುವ ತಪ್ಪನ್ನೆಸಗಲಿಲ್ಲ. ಬದಲಾಗಿ ಈ ವಿಶ್ವಾಸವನ್ನು ಒಮ್ಮೆ ಸ್ವೀಕರಿಸಿದ ನಂತರ ಜೀವನ ಪರ್ಯಂತ

ದೇವಚರರು ಇಳಿಯುತ್ತಾರೆ ಮತ್ತು ಹೇಳುತ್ತಾರೆ; "ಹೆದರ ಬೇಡಿರಿ, ಖೇದಿಸಬೇಡಿರಿ ನಿಮಗೆ ವಾಗ್ದಾನ ಮಾಡಲಾಗಿರುವ ಸ್ವರ್ಗದ ಸುವಾರ್ತೆಯಿಂದ ಸಂತಸಗೊಳ್ಳಿರಿ.

وَلَا تَحْزَنُوا وَابْشِرُوا بِالْجَنَّةِ الَّتِي
كُنتُمْ تُوعَدُونَ ﴿٣١﴾

31. ನಾವು ಈ ಲೋಕದ ಜೀವನದಲ್ಲೂ ಪರಲೋಕದಲ್ಲೂ ನಿಮ್ಮ ಸಂಗಾತಿಗಳಾಗಿದ್ದೇವೆ. ಅಲ್ಲಿ ನೀವು ಬಯಸಿದ್ದೆಲ್ಲವೂ ನಿಮಗೆ ಸಿಗುವುದು. ನೀವು ಆಶಿಸಿದ ಪ್ರತಿಯೊಂದು ವಸ್ತುವೂ ನಿಮ್ಮದಾಗುವುದು.

نَحْنُ أَوْلَىٰ بِكُمْ فِي الْحَيَاةِ الدُّنْيَا
وَالْآخِرَةِ ۗ وَكَمْ فِيهَا مَا تَشْتَهَىٰ
الْأَنفُسُ ۗ وَكَمْ فِيهَا مَا تَدَّعُونَ ﴿٣١﴾

32. ಮಹಾ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುವವನ ಕಡೆಯಿಂದ ನಿಮಗಿರುವ ಆತಿಥ್ಯವಿದು."

نُزُلًا مِّنْ غَفْوِرٍ رَّحِيمٍ ﴿٣٢﴾

33. ಅಲ್ಲಾಹನ ಕಡೆಗೆ ಆಹ್ವಾನಿಸಿದ, ಸತ್ಕರ್ಮವೆಸಗಿದ ಮತ್ತು 'ನಾನು ಮುಸ್ಲಿಮ್' ಎಂದು ಹೇಳುತ್ತಿದ್ದ ವ್ಯಕ್ತಿಯ ಮಾತಿಗಿಂತ ಶ್ರೇಷ್ಠವಾದ ಮಾತು ಇನ್ನಾರದಾಗಿರಲು ಸಾಧ್ಯ!

وَمَنْ أَحْسَنُ قَوْلًا مِّمَّنْ دَعَا إِلَى
اللَّهِ وَعَمِلَ صَالِحًا ۗ قَالَ إِنِّي مِنَ
الْمُسْلِمِينَ ﴿٣٣﴾

34. ಸಂದೇಶವಾಹಕರೇ, ಒಳಿತು ಮತ್ತು ಕೆಡುಕು ಸರಿಸಮಾನವಲ್ಲ. ನೀವು ಕೆಡುಕನ್ನು ಅತ್ಯುತ್ತಮ ಒಳಿತಿನ ಮೂಲಕ ದೂರೀಕರಿಸಿರಿ. ನಿಮ್ಮೊಂದಿಗೆ ಹಗೆತನ ಕಟ್ಟಿಕೊಂಡವನು ನಿಮ್ಮ ಆಪ್ತ ಮಿತ್ರನಾಗಿ ಬಿಡುವುದನ್ನು ನೀವು ಕಾಣುವಿರಿ.

وَلَا تَسْتَوِي الْحَسَنَةُ وَلَا السَّيِّئَةُ ۗ
إِذْ قَعِرَ بِالنَّبِيِّ هِيَ أَحْسَنُ ۗ فَإِذَا
الَّذِي بَيْنَكَ وَبَيْنَهُ عَدَاوَةٌ كَأَنَّهُ
وَلِيٌّ حَمِيمٌ ﴿٣٤﴾

35. ಈ ಗುಣವಿಶೇಷವು ಸಹನಶೀಲರಿಗಲ್ಲದೆ ಇನ್ನಾರಿಗೂ ಲಭ್ಯವಾಗುವುದಿಲ್ಲ. ಈ ಸ್ಥಾನವು ಮಹಾ ಅದೃಷ್ಟಶಾಲಿಗಳ ಹೊರತು ಮತ್ತಾರಿಗೂ ಪ್ರಾಪ್ತವಾಗುವುದಿಲ್ಲ.

وَمَا يُفْلِحُهَا إِلَّا الَّذِينَ صَبَرُوا ۗ وَمَا
يُفْلِحُهَا إِلَّا ذُو حَظٍّ عَظِيمٍ ﴿٣٥﴾

36. ನಿಮಗೆ ಶೈತಾನನ ಕಡೆಯಿಂದೇನಾದರೂ ಪ್ರಚೋದನೆಯುಂಟಾದರೆ ನೀವು ಅಲ್ಲಾಹನ ಅಭಯವನ್ನು ಯಾಚಿಸಿರಿ. ನಿಶ್ಚಯವಾಗಿಯೂ ಅವನು ಸಕಲವನ್ನೂ ಆಲಿಸುತ್ತಾನೆ ಮತ್ತು ಸಕಲವನ್ನೂ ಅರಿತಿದ್ದಾನೆ.

وَإِمَّا يَنْزَغَنَّكَ مِنَ الشَّيْطَانِ نَزْغٌ
فَأَسْتَعِذْ بِاللَّهِ ۗ إِنَّهُ هُوَ السَّمِيعُ
الْعَلِيمُ ﴿٣٦﴾

ಅದರಲ್ಲಿ ನೆಲೆ ನಿಂತರು. ಅದಕ್ಕೆ ವಿರುದ್ಧವಾದ ಯಾವುದೇ ಇತರ ವಿಶ್ವಾಸವನ್ನು ಅಂಗೀಕರಿಸಿ ಕೊಳ್ಳಲಿಲ್ಲ. ಹಾಗೆಯೇ ಆ ವಿಶ್ವಾಸವನ್ನು ಮಿಥ್ಯವಿಶ್ವಾಸಗಳಿಂದ ಕಲಸುಮೇಲೋಗರಗೊಳಿಸಲಿಲ್ಲ. ಮಾತ್ರವಲ್ಲ ತಮ್ಮ ವ್ಯಾವಹಾರಿಕ ಜೀವನದಲ್ಲೂ ಏಕದೇವ ವಿಶ್ವಾಸದ ಬೇಡಿಕೆಗಳನ್ನು ನಿರಂತರ ಈಡೇರಿಸುತ್ತಿದ್ದರು.

6. ಪಿಶಾಚಿಯ ಪ್ರಲೋಭನೆ ಎಂದರೆ ಸಿಟ್ಟು ಬರಿಸುವುದಾಗಿದೆ. ಬಯ್ಯುವ ಮತ್ತು ಆರೋಪ ಹೊರಿಸುವ ವಿರೋಧಿಗಳ ಬಗ್ಗೆ ಮನಸ್ಸಿನಲ್ಲಿ ಸಿಟ್ಟು ಹುಟ್ಟಿಕೊಳ್ಳುತ್ತಿದ್ದು ಸೂಕ್ತವಾದ ಪ್ರತ್ಯುತ್ತರ ನೀಡಬೇಕೆಂದು ಅನಿಸುತ್ತಿದ್ದರೆ ಕೂಡಲೇ ನೀವು ಅದು ಪಿಶಾಚಿಯ ಪ್ರಲೋಭನೆ ಯಾಗಿದೆ, ನಿಮ್ಮನ್ನು ಅದು ಅಸಭ್ಯರಾದ ವಿರೋಧಿಗಳ ಮಟ್ಟಕ್ಕೆ ಇಳಿಸಬಯಸುತ್ತಿದೆ ಎಂದು ತಿಳಿದುಕೊಳ್ಳಬೇಕು.

37. ಈ ಇರುಳೂ ಹಗಲೂ ಸೂರ್ಯ-ಚಂದ್ರರೂ ಅಲ್ಲಾಹನ ನಿರ್ದೇಶನಗಳಲ್ಲಾಗಿವೆ. ಸೂರ್ಯ-ಚಂದ್ರರಿಗೆ ಸಾಷ್ಟಾಂಗವೆರಗ ಬೇಡಿರಿ; ಅವುಗಳನ್ನು ಸೃಷ್ಟಿಸಿದ ಅಲ್ಲಾಹನಿಗೆ ಸಾಷ್ಟಾಂಗವೆರಗಿರಿ. ನೀವು ನಿಜಕ್ಕೂ ಅವನನ್ನೇ ಆರಾಧಿಸುವವರಾಗಿದ್ದರೆ (ಹೀಗೆ ಮಾಡಿರಿ).

وَمِن آيَاتِهِ اللَّيْلُ وَالنَّهَارُ وَالشَّمْسُ وَالْقَمَرُ لَا تَسْجُدُوا لِلشَّمْسِ وَلَا لِلْقَمَرِ وَاسْجُدُوا لِلَّهِ الَّذِي خَلَقَهُنَّ إِن كُنتُمْ إِيَّاهُ تَعْبُدُونَ ﴿٣٧﴾

38. ಇವರು ದುರಹಂಕಾರದಿಂದ ತಮ್ಮ ಮಾತಿನಲ್ಲೇ ಪಟ್ಟು ಹಿಡಿದು ನಿಂತುಕೊಳ್ಳುವರೆಂದಾದರೆ ಏನೂ ಚಿಂತಿಲ್ಲ. ನಿಮ್ಮ ಪ್ರಭುವಿಗೆ ನಿಕಟವಾಗಿರುವ ದೇವಚರರು ಆಹೋರಾತ್ರಿ ಅವನನ್ನು ಸ್ತುತಿಸುತ್ತಿದ್ದಾರೆ ಮತ್ತು ಅವರು ಎಂದಿಗೂ ಬಳಲುವುದಿಲ್ಲ.

فَإِن اسْتَكْبَرُوا فَالَّذِينَ عِنْدَ رَبِّكَ يُسَبِّحُونَ لَهُ بِاللَّيْلِ وَالنَّهَارِ وَهُمْ لَا يَسْأَمُونَ ﴿٣٨﴾

39. ಇದು ಅಲ್ಲಾಹನ ನಿರ್ದೇಶನಗಳಲ್ಲೊಂದು, ಭೂಮಿಯು ಬರಡಾಗಿ ಬಿದ್ದಿರುವುದನ್ನು ನೀವು ಕಾಣುತ್ತೀರಿ, ಆ ಬಳಿಕ ನಾವು ಅದರ ಮೇಲೆ ನೀರನ್ನು ಸುರಿದ ತಕ್ಷಣ ಅದು ಹಿಗ್ಗುತ್ತದೆ ಮತ್ತು ಅರಳಿಕೊಳ್ಳುತ್ತದೆ. ಖಂಡಿತವಾಗಿಯೂ, ಯಾವ ದೇವನು ಈ ಸತ್ತು ಹೋಗಿದ್ದ ಭೂಮಿಯನ್ನು ಜೀವಂತಗೊಳಿಸುತ್ತಾನೋ ಅವನೇ ಮೃತರನ್ನೂ ಪುನಃ ಜೀವಂತ ಗೊಳಿಸಲಿರುವನು. ನಿಶ್ಚಯವಾಗಿಯೂ ಅವನು ಎಲ್ಲ ಕಾರ್ಯಗಳ ಸಾಮರ್ಥ್ಯವುಳ್ಳವನು.

وَمِن آيَاتِهِ أَنْ تَرَى الْآرِضَ خَاسِئَةً فَإِنَّا أَنْزَلْنَا عَلَيْهَا الْمَاءَ اهْتَزَّتْ وَرَبَتْ إِنَّ الَّذِي أَحْيَاهَا لَمُؤْتِيٌّ إِنَّهُ عَلَى كُلِّ شَيْءٍ قَدِيرٌ ﴿٣٩﴾

40. ನಮ್ಮ ವಚನಗಳಿಗೆ ಅಪಾರ್ಥಗಳನ್ನು ಕಟ್ಟುವವರು ನಮ್ಮಿಂದೇನೂ ಮರೆಯಾಗಿಲ್ಲ. ನರಕಾಗ್ನಿಗೆ ತಳ್ಳಲ್ಪಡುವವನು ಉತ್ತಮನೋ ಅಥವಾ ಪುನರುತ್ಥಾನ ದಿನ ಪ್ರಶಾಂತ ಸ್ಥಿತಿಯಲ್ಲಿ ಹಾಜರಾಗುವವನು ಉತ್ತಮನೋ ಎಂದು ನೀವೇ ಯೋಚಿಸಿಕೊಳ್ಳಿರಿ. ನಿಮಗೆ ಇಷ್ಟವಿರುವುದನ್ನು ಮಾಡುತ್ತಲಿರಿ. ನಿಮ್ಮ ಎಲ್ಲ ಚಟುವಟಿಕೆಗಳನ್ನೂ ಅಲ್ಲಾಹನು ವೀಕ್ಷಿಸುತ್ತಿದ್ದಾನೆ.

إِنَّ الَّذِينَ يُلْحِدُونَ فِي آيَاتِنَا لَا يَخْفَوْنَ عَلَيْنَا أَفَمَنْ يُلْفَى فِي النَّارِ خَيْرٌ أَمْ مَنْ يَأْتِي آمِنًا يَوْمَ الْقِيَامَةِ اعْمَلُوا مَا شِئْتُمْ إِنَّهُ بِمَا تَعْمَلُونَ بَصِيرٌ ﴿٤٠﴾

41. ಇವರು, ಬೋಧನೆಯು ತಮ್ಮ ಮುಂದೆ ಬಂದಾಗ ಅದನ್ನು ತಿರಸ್ಕರಿಸಿದವರಾಗಿದ್ದಾರೆ. ಆದರೆ ಇದೊಂದು ಪ್ರತಾಪವುಳ್ಳ ಗ್ರಂಥವೆಂಬುದೇ ವಾಸ್ತವಿಕತೆ.

إِنَّ الَّذِينَ كَفَرُوا بِالذِّكْرِ لَكَبَّاءُ جَاءَهُمْ وَإِنَّهُ لَكِتَابٌ عَزِيزٌ ﴿٤١﴾

42. ಮಿಥ್ಯವು ಇದರ ಮುಂದಿನಿಂದಾಗಲಿ, ಹಿಂದಿನಿಂದಾಗಲಿ ಇದರೊಳಗೆ ಬರಲಾರದು.⁷ ಇದು ಯುಕ್ತಿಪೂರ್ಣನೂ ಪ್ರಶಂಸಾರ್ಹನೂ ಆದವನಿಂದ ಅವತೀರ್ಣಗೊಂಡುದಾಗಿದೆ.

لَا يَأْتِيهِ الْبَاطِلُ مِنْ بَيْنِ يَدَيْهِ وَلَا مِنْ خَلْفِهِ تَنْزِيلٌ مِّنْ حَكِيمٍ حَمِيدٍ ﴿٤٢﴾

7. 'ಮುಂದಿನಿಂದ ಬರಲಾರದು' ಎಂದರೆ ಪವಿತ್ರ ಕುರ್ಆನಿನ ಮೇಲೆ ನೇರವಾದ ಆಕ್ರಮಣ ನಡೆಸಿ ಅದರ ಮಾತನ್ನು ತಪ್ಪೆಂದು ಮತ್ತು

43. ಸಂದೇಶವಾಹಕರೇ, ನಿಮಗಿಂತ ಮುಂಚೆ ಗತಿಸಿದ ಸಂದೇಶವಾಹಕ ರೊಡನೆ ಹೇಳದಿದ್ದಂತಹ ವಿಷಯವನ್ನೇನೂ ನಿಮಗೆ ಹೇಳಲಾಗು ತ್ತಿಲ್ಲ. ನಿಸ್ಸಂದೇಹವಾಗಿಯೂ ನಿಮ್ಮ ಪ್ರಭು ಮಹಾ ಕ್ಷಮಾಶೀಲ ನಾಗಿದ್ದಾನೆ. ಅದರೊಂದಿಗೆ ವೇದನಾಜನಕ ಶಿಕ್ಷೆ ಕೊಡುವವನೂ ಆಗಿದ್ದಾನೆ.

مَا يُقَالُ لَكَ إِلَّا مَا قَدْ قِيلَ لِلرُّسُلِ
مِنْ قَبْلِكَ إِنَّ سَرَابَكَ لَدُوٌّ مَغْفِرَةٌ
وَدُوٌّ عِقَابٌ أَلِيمٌ ﴿٤٣﴾

44. ನಾವು ಇದನ್ನು 'ಅರಬಿಯೇತರ' ಕುರ್ಆನನ್ನಾಗಿ ಮಾಡಿ ಕಳುಹಿಸುತ್ತಿದ್ದರೆ ಇವರು ಹೇಳುತ್ತಿದ್ದರು: "ಇದರ ಸೂಕ್ತಗಳನ್ನು ಸುಸ್ಪಷ್ಟವಾಗಿ ವಿವರಿಸಲಾಗಿಲ್ಲವೇಕೆ? ಸಂದೇಶವು ಅರಬೇತರ ಭಾಷೆಯದ್ದು ಮತ್ತು ಅಭಿಸಂಬೋಧಿತರ ಅರಬರು"- ಇದಂತಹ ವಿಪರ್ಯಾಸ!" ಇವರೊಡನೆ ಹೇಳಿರಿ, ಈ ಕುರ್ಆನ್ ಸತ್ಯವಿಶ್ವಾಸ ಸ್ವೀಕರಿಸುವವರ ಪಾಲಿಗಂತೂ ಮಾರ್ಗದರ್ಶನ ಮತ್ತು ದಿವ್ಯ ಔಷಧವಾಗಿದೆ. ಆದರೆ ಸತ್ಯನಿಷೇಧಿಗಳ ಪಾಲಿಗೆ ಇದು ಕಿವಿಯ ಗಂಟು ಮತ್ತು ಕಣ್ಣಿನ ಪಟ್ಟಿಯಾಗಿದೆ. ಅವರ ಅವಸ್ಥೆಯು ಅವರನ್ನು ದೂರದಿಂದ ಕರೆಯಲಾಗುತ್ತಿದೆಯೋ ಎಂಬಂತಿದೆ.

وَكُوَجَعَلْنَاهُ قُرْآنًا أَعْجَبِيًّا لِّقَالُوا
لَوْ لَا فَصَّلْتُمْ آيَاتِهِ آءَأَعْجَبِيٌّ وَعَدْرِيٌّ
قُلْ هُوَ لِلَّذِينَ آمَنُوا هُدًى وَشِفَاءٌ
وَالَّذِينَ لَا يُؤْمِنُونَ فِي آءَأَنِهِمْ
وَقُرْءٌ وَهُوَ عَلَيْهِمْ عَمًى أُولَءِئِكَ
يُنَادُونَ مِنْ مَّكَانٍ بَعِيدٍ ﴿٤٤﴾

45. ಇದಕ್ಕಿಂತ ಮುಂಚೆ ನಾವು ಮೂಸಾರಿಗೆ ಗ್ರಂಥ ನೀಡಿದ್ದೆವು. ಅದರ ವಿಷಯದಲ್ಲೂ ಇದೇ ಭಿನ್ನಾಭಿಪ್ರಾಯವುಂಟಾಗಿತ್ತು. ನಿಮ್ಮ ಪ್ರಭು ಮೊದಲೇ ಒಂದು ವಿಷಯದ ನಿರ್ಧಾರ ಮಾಡಿದಿ ರುತ್ತಿದ್ದರೆ ಈ ಭಿನ್ನಾಭಿಪ್ರಾಯದವರ ನಡುವೆ ತೀರ್ಮಾನ ಮಾಡಿ

وَلَقَدْ آتَيْنَا مُوسَى الْكِتَابَ فَآءَأْخُفِفَ
فِيهِ ؕ وَلَوْ لَا كَلِمَةٌ سَبَقَتْ مِنْ
سَرَابِكَ لَقُضِيَ بَيْنَهُمْ ؕ وَإِنَّهُمْ لَفِي

ಅದರ ಬೋಧನೆಗಳನ್ನು ಮಿಥ್ಯವೆಂದು ಸಾಬೀತು ಪಡಿಸಲು ಯಾರಾದರೂ ಪ್ರಯತ್ನಿಸಿದರೆ ಅವನು ಅದರಲ್ಲಿ ಯಶಸ್ವಿಯಾಗಲಾರನು. 'ಹಿಂದಿನಿಂದ ಬರಲಾರದು' ಎಂದರೆ ಕುರ್ಆನ್ ಸಮರ್ಪಿಸಿದಂತಹ ವಾಸ್ತವಿಕತೆಗಳನ್ನು ವಿರೋಧಿಸುವಂತಹ ಯಾವುದೇ 'ಸತ್ಯ' ನಿರ್ಣಾಯಕದಿನದ ತನಕವೂ ಸಂಶೋಧಿಸಲ್ಪಡಲಾರದು. ಕುರ್ಆನ್ ವಿವರಿಸುವಂತಹ ಯಾವುದೇ 'ಜ್ಞಾನ'ವನ್ನು ನಿರಾಕರಿಸುವಂತಹ ಯಾವುದೇ ನೈಜ 'ಜ್ಞಾನ' ಆಗತವಾಗಲಾರದು. ವಿಶ್ವಾಸ, ಚಾರಿತ್ರ್ಯ, ಕಾನೂನು, ನಾಗರಿಕತೆ, ಸಂಸ್ಕೃತಿ, ಆರ್ಥಿಕತೆ, ಸಾಮಾಜಿಕ ಸಂಬಂಧ ಮತ್ತು ರಾಜಕೀಯ ವಿಷಯಗಳಲ್ಲಿ ಪವಿತ್ರ ಕುರ್ಆನ್ ಮಾನವನಿಗೆ ನೀಡಿರುವ ಮಾರ್ಗದರ್ಶನವನ್ನು ತಪ್ಪೆಂದು ಸಾಬೀತುಪಡಿಸುವಂತಹ ಯಾವುದೇ ಪ್ರಯೋಗ ಅಥವಾ ಸಂಶೋಧನೆ ಬೆಳಕಿಗೆ ಬರಲಾರದು.

8. ಇದು ಪ್ರವಾದಿವರ್ಯರ(ಸ) ವಿರುದ್ಧ ತೋರಲಾಗುತ್ತಿದ್ದ ಹಟಮಾರಿತನದ ಒಂದು ಮಾದರಿಯಾಗಿದೆ. ಮುಹಮ್ಮದ್(ಸ) ಅರಬರಾಗಿದ್ದಾರೆ. ಆದ್ದರಿಂದ ಅರಬಿ ಭಾಷೆಯಲ್ಲಿ ಕುರ್ಆನನ್ನು ಸಮರ್ಪಿಸಿದರೆ ಈ ವಾಣಿಯನ್ನು ಅವರು ಸ್ವತಃ ಹುಟ್ಟು ಹಾಕಿಲ್ಲ, ಬದಲಾಗಿ ದೇವನು ಅವರ ಮೇಲೆ ಅವತೀರ್ಣ ಗೊಳಿಸಿದ್ದಾನೆ ಎಂದು ಕಲ್ಪಿಸಲು ಹೇಗೆ ಸಾಧ್ಯ? ಫಾರ್ಸಿ, ರೋಮನ್ ಅಥವಾ ಗ್ರೀಕ್ ಭಾಷೆಯಲ್ಲಿ ಇದ್ದಕ್ಕಿದ್ದಂತೆ ಅವರು ನಿರರ್ಗಳ ಭಾಷಣ ಮಾಡತೊಡಗಿದರೆ ಈ ವಾಣಿ ದೇವನಿಂದ ಅವತೀರ್ಣಗೊಂಡ ವಾಣಿಯೆಂದು ಒಪ್ಪಬಹುದಾಗಿತ್ತು ಎಂದು ಸತ್ಯನಿಷೇಧಿಗಳು ಹೇಳುತ್ತಿದ್ದರು. ಅದಕ್ಕೆ ಅಲ್ಲಾಹನು ಹೀಗೆ ಉತ್ತರವೀಯುತ್ತಿದ್ದಾನೆ. ಇವರಿಗೆ ಅರ್ಥ ಮಾಡಿಕೊಳ್ಳಲು ಸಾಧ್ಯವಿರುವ ಇವರದೇ ಭಾಷೆಯಲ್ಲಿ ಕುರ್ಆನನ್ನು ಕಳುಹಿಸಲಾದರೆ ಅರಬನಾದ ಒಬ್ಬ ವ್ಯಕ್ತಿಯ ಮೂಲಕ ಅರಬಿಯಲ್ಲೇ ಯಾಕೆ ವಾಣಿಯನ್ನು ಅವತೀರ್ಣಗೊಳಿಸಲಾಗಿದೆ ಎಂದು ಇವರು ಆಕ್ಷೇಪ ವ್ಯಕ್ತಪಡಿಸುತ್ತಾರೆ. ಆದರೆ ಅದನ್ನು ಬೇರೆ ಭಾಷೆಯಲ್ಲಿ ಕಳುಹಿಸಲಾಗಿರುತ್ತಿದ್ದರೆ ಅವರು ಆಕ್ಷೇಪ ವ್ಯಕ್ತಪಡಿಸುತ್ತಾ ಹೇಳುತ್ತಿದ್ದರು, 'ಚೆನ್ನಾಗಿದೆ- ಅರಬ್ ಸಮುದಾಯಕ್ಕೆ ಅರಬರ ಪೈಕಿಯವರೇ ಆದ ಒಬ್ಬರನ್ನು ಪ್ರವಾದಿಯನ್ನಾಗಿ ಮಾಡಿ ಕಳುಹಿಸಲಾಯಿತು. ಆದರೆ ಅವರ ಮೇಲೆ ಸ್ವತಃ ಪ್ರವಾದಿಯಾಗಲಿ, ಸಮುದಾಯವಾಗಲಿ ತಿಳಿಯದಂತಹ ಭಾಷೆಯಲ್ಲಿ ವಾಣಿಯನ್ನು ಅವತೀರ್ಣ ಗೊಳಿಸಲಾಯಿತು.'

<p>ಬಿಡಲಾಗುತ್ತಿತ್ತು. ವಾಸ್ತವದಲ್ಲಿ ಇವರು ಅದರ ವಿಷಯದಲ್ಲಿ ತೀವ್ರ ಕಳವಳದಾಯಕ ಸಂದೇಹದಲ್ಲಿ ಬಿದ್ದುಕೊಂಡಿದ್ದಾರೆ.</p>	<p>شَكِّ مِنْهُ مُرِيْبٌ ﴿٤٦﴾</p>
<p>46. ಪುಣ್ಯ ಕಾರ್ಯಗಳನ್ನು ಮಾಡುವವನು ತನ್ನ ಹಿತಕ್ಕಾಗಿಯೇ ಮಾಡುವನು. ಪಾಪ ಮಾಡುವವನ ದುಷ್ಟರಿಣಾಮವು ಅವನನ್ನೇ ಬಾಧಿಸುವುದು. ನಿಮ್ಮ ಪ್ರಭು ತನ್ನ ದಾಸರ ಪಾಲಿಗೆ ಅಕ್ಕಮಿಯಲ್ಲ.</p>	<p>مَنْ عَمِلَ صَالِحًا فَلِنَفْسِهِ وَمَنْ أَسَاءَ فَعَلَيْهَا وَمَا رَبُّكَ بِظَلَّامٍ لِّلْعَالَمِيْنَ ﴿٤٦﴾</p>
<p>47. *ಆ ಘಳಿಗೆಯಿ* ಜ್ಞಾನವು ಅಲ್ಲಾಹನ ಕಡೆಗೇ ಮರಳುತ್ತದೆ. ತಮ್ಮ ಮೊಗ್ಗುಗಳಿಂದ ಹೊರಬರುವ ಎಲ್ಲ ಫಲಗಳನ್ನು ಬಲ್ಲವನು ಅವನೇ. ಯಾವ ಹೆಣ್ಣು ಗರ್ಭ ಧರಿಸಿದೆಯೆಂದೂ ಯಾವುದು ಪ್ರಸವಿಸಿದೆಯೆಂದೂ ಅವನಿಗೆ ಮಾತ್ರ ಗೊತ್ತು. ನನ್ನ ಸಹಭಾಗಿಗಳು ಎಲ್ಲಿದ್ದಾರೆ? ಎಂದು ಅವನು ಇವರನ್ನು ಕೂಗಿ ಕೇಳುವೆಂದು ಇವರು, ಇಂದು ನಮ್ಮಲ್ಲಾರೂ ಇದರ ಸಾಕ್ಷಿ ಹೇಳುವವನಿಲ್ಲವೆಂಬುದನ್ನು ನಾವು ಆಗಲೇ ನಿವೇದಿಸಿದ್ದೇವೆಂದು ಹೇಳುವರು.</p>	<p>إِلَيْهِ يُرْدُّ عِلْمُ السَّاعَةِ وَمَا تَخْرُجُ مِنْ ثَمَرَاتٍ مِّنْ أَكْمَامِهَا وَمَا تَحْمِلُ مِنْ أُنْثَىٰ وَلَا تَضَعُ إِلَّا بِعِلْمِهِ وَيَوْمَ يُنَادِيهِمْ أَيْنَ شُرَكَآئِي قَالُوا أَدْنَاكَ مَا مِتْنَا مِنْ شَيْئٍ ﴿٤٧﴾</p>
<p>48. ಈ ಹಿಂದೆ ಇವರು ಪ್ರಾರ್ಥಿಸುತ್ತಿದ್ದ ಎಲ್ಲ ಆರಾಧ್ಯರೂ ಆಗ ಇವರಿಂದ ಕಳೆದು ಹೋಗುವರು. ತಮಗಿನ್ನೂ ಯಾವುದೇ ಅಭಯ ಸ್ಥಾನ ಇಲ್ಲವೆಂಬುದನ್ನು ಆಗ ಇವರು ತಿಳಿದು ಕೊಳ್ಳುವರು.</p>	<p>وَصَلَّ عَنْهُمْ مَّا كَانُوا يُدْعُونَ مِنْ قَبْلُ وَظَنُّوْا مَا لَهُمْ مِنْ مَّحِيصٍ ﴿٤٨﴾</p>
<p>49. ಮಾನವನು ಒಳಿತಿಗಾಗಿ ಪ್ರಾರ್ಥಿಸಿ ದಣಿಯುವುದಿಲ್ಲ ಮತ್ತು ತನ್ನ ಮೇಲೆ ವಿಪತ್ತೇನಾದರೂ ಬಂದಾಗ ನಿರಾಶನೂ ಹತಾಶನೂ ಆಗಿ ಬಿಡುತ್ತಾನೆ.</p>	<p>لَا يَسْعَمُ الْإِنْسَانُ مِنْ دُعَاءِ الْخَيْرِ وَإِن مَّسَّهُ الشَّرُّ فَيَسْأَلْ قَوْمًا</p>
<p>50. ಆದರೆ ಕಷ್ಟಕಾಲ ಕಳೆದು ಹೋದ ಬಳಿಕ ನಾವು ಇವನಿಗೆ ನಮ್ಮ ಕೃಪೆಯ ಸವಿಯನ್ನುಣಿಸಿದಾಗ ಇವನು, "ನಾನು ಇದಕ್ಕೆ ಅರ್ಹನು. ಪುನರುತ್ಥಾನವು ಎಂದಾದರೂ ಬರಲಿಕ್ಕಿದೆಯೆಂದು ನಾನು ಭಾವಿಸುವುದಿಲ್ಲ. ಒಂದು ವೇಳೆ ನಾನು ನನ್ನ ಪ್ರಭುವಿನ ಕಡೆಗೆ ಮರಳಿಸಲ್ಪಟ್ಟರೂ ಅಲ್ಲೂ ನನಗೆ ಸುಖವೇ ಇರುವುದು" ಎನ್ನುತ್ತಾನೆ. ವಾಸ್ತವದಲ್ಲಿ ನಾವು ಸತ್ಯನಿಷೇಧಿಗಳಿಗೆ, ಅವರೇನು ಮಾಡಿ ಬಂದಿರುವರೆಂಬುದನ್ನು ಖಂಡಿತ ತಿಳಿಸುವೆವು ಮತ್ತು</p>	<p>وَلَيَنْ أَدْقُنَّهُ رَحْمَةً مِّمَّا مِنْ بَعْدِ ضَرَّاءٍ مَّسَّتْهُ لِيَفْقُرَنَّ هَذَا إِلَىٰ وَمَا أَظُنُّ السَّاعَةَ قَائِمَةً وَلَئِنْ رُجِعْتُ إِلَىٰ رَبِّي إِنَّ لِي عِنْدَهُ لَلْحُسْنَىٰ فَكَلِمَتَبَيْنَ الَّذِينَ كَفَرُوا بِمَا عَمِلُوا</p>
<p>*ಇಲ್ಲಿಂದ 25ನೆಯ ಕಾಂಡ ಆರಂಭ. 9. ಅರ್ಥಾತ್- ಪುನರುತ್ಥಾನ ದಿನ.</p>	

ನಾವು ಅವರಿಗೆ ಬಹಳ ಹೊಲಸಾದ ಯಾತನೆಯ ಸವಿಯನ್ನು ಣಿಸುವೆವು.

51. ನಾವು ಮಾನವನಿಗೆ ಕೊಡುಗೆಗಳನ್ನು ನೀಡಿದಾಗ ಅವನು ವಿಮುಖ ನಾಗುತ್ತಾನೆ ಮತ್ತು ದರ್ಪ ತೋರುತ್ತಾನೆ. ಅವನಿಗೇನಾದರೂ ವಿಪತ್ತು ಸೋಂಕಿದರೆ ಉದ್ದುದ್ದ ಪ್ರಾರ್ಥನೆಗಳನ್ನು ಸಲ್ಲಿಸುತ್ತಾನೆ.
52. ಸಂದೇಶವಾಹಕರೇ, ಇವರೊಡನೆ ಹೇಳಿರಿ, "ನಿಜಕ್ಕೂ ಈ ಕುರ್ಆನ್ ಅಲ್ಲಾಹನ ಕಡೆಯಿಂದಲೇ ಬಂದಿದ್ದರೆ ಮತ್ತು ನೀವು ಇದನ್ನು ನಿರಾಕರಿಸುತ್ತಲೇ ಇದ್ದರೆ, ಇದನ್ನು ವಿರೋಧಿಸುವುದರಲ್ಲಿ ಬಹುದೂರ ಹೋಗಿಬಿಟ್ಟವನಿಗಿಂತ ದೊಡ್ಡ ಪಥಭ್ರಷ್ಟನು ಇನ್ನಾರಿರ ಬಹುದೆಂದು ನೀವೆಂದಾದರೂ ಆಲೋಚಿಸಿದಿರಾ?"
53. ಶೀಘ್ರವೇ, ನಾವು ಇವರಿಗೆ ಈ ಜಗತ್ತಿನಲ್ಲೂ, ಸ್ವತಃ ಇವರೊಳಗೂ ಇರುವ ನಮ್ಮ ದೃಷ್ಟಾಂತಗಳನ್ನು ತೋರಿಸಿಕೊಡುವೆವು- ಈ ಕುರ್ಆನ್ ನಿಜವಾಗಿಯೂ ಸತ್ಯವಾಗಿದೆ ಎಂಬುದು ಇವರಿಗೆ ವ್ಯಕ್ತವಾಗುವ ತನಕ, ನಿಮ್ಮ ಪ್ರಭು ಸಕಲ ವಿಷಯಗಳಿಗೂ ಸಾಕ್ಷಿಯಾಗಿರುತ್ತಾನೆಂಬುದು ಸಾಲದೇ?
54. ಚೆನ್ನಾಗಿ ತಿಳಿದುಕೊಳ್ಳಿರಿ. ಇವರು ತಮ್ಮ ಪ್ರಭುವನ್ನು ಭೇಟಿಯಾಗ ಲಿರುವ ಕುರಿತು ಸಂದೇಹದಲ್ಲಿದ್ದಾರೆ. ಚೆನ್ನಾಗಿ ತಿಳಿದಿರಿ. ಅವನು ಸಕಲ ವಸ್ತುಗಳನ್ನು ಆವರಿಸಿರುತ್ತಾನೆ.¹⁰

وَلَنْ يُقَاتِبَهُمُ مِنْ عَذَابٍ غَلِيظٍ ﴿٥١﴾


وَلِذَا أَنْعَمْنَا عَلَى الْإِنْسَانِ أَعْرَضَ وَنَأْبِحَانِيهِ ۗ وَإِذَا مَسَّهُ الشَّرُّ فَذُو دُعَاءٍ عَرِيضٍ ﴿٥٢﴾

كُلُّ أَرَاءٍ يَتَّمُ إِنْ كَانَ مِنْ عِنْدِ اللَّهِ ثُمَّ كَفَرْتُمْ بِهِ مِنْ أَضَلِّ مَسْنَنٍ هُوَ فِي شِقَاقٍ بَعِيدٍ ﴿٥٣﴾

سَنُرِيهِمْ آيَاتِنَا فِي الْآفَاقِ وَفِي أَنْفُسِهِمْ حَتَّىٰ يَتَبَيَّنَ لَهُمْ أَنَّهُ الْحَقُّ ۗ أَوَلَمْ يَكْفُ بِرَبِّكَ أَنَّهُ عَلَىٰ كُلِّ شَيْءٍ شَهِيدٌ ﴿٥٤﴾

أَلَا إِنَّهُمْ فِي مَرِيَةٍ مِّنْ لِّغَاءِ رَبِّهِمْ ۗ أَلَا إِنَّهُ بِكُلِّ شَيْءٍ مُّحِيطٌ ﴿٥٥﴾

10. ಅರ್ಥಾತ್- ಯಾವುದೇ ವಸ್ತು ಅವನ ಹಿಡಿತದಿಂದ ಮುಕ್ತವಾಗಿಯಾಗಲಿ ಅವನ ಜ್ಞಾನದಿಂದ ಮರೆಯಾಗಿಯಾಗಲಿ ಇಲ್ಲ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಹಾಮೀಮ್
2. ಐನ್ ಸೀನ್ ಕಾಫ್.
3. ಮಹಾಪ್ರಬಲನೂ ಮಹಾಯುಕ್ತವಂತನೂ ಆಗಿರುವ ಅಲ್ಲಾಹನು ನಿಮ್ಮ ಕಡೆಗೂ ನಿಮಗಿಂತ ಮುಂಚೆ ಗತಿಸಿ ಹೋದವರ (ಸಂದೇಶವಾಹಕರ) ಕಡೆಗೂ ಇದೇ ರೀತಿಯಲ್ಲಿ 'ದಿವ್ಯವಾಣಿ' ಕಳುಹಿಸುತ್ತಲಿದ್ದಾನೆ.¹
4. ಭೂಮಿ-ಆಕಾಶಗಳಲ್ಲಿ ಇರುವುದೆಲ್ಲವೂ ಅವನದೇ. ಅವನು ಪರಮೋನ್ನತನೂ ಮಹಾನನೂ ಆಗಿರುತ್ತಾನೆ.
5. ಮೇಲ್ಭಾಗದಿಂದ ಆಕಾಶಗಳು ಸಿಡಿದು ಬೀಳುವುದರಲ್ಲಿದೆ.² ದೇವಚರರು ತಮ್ಮ ಪ್ರಭುವಿನ ಪ್ರಶಂಸೆಯೊಂದಿಗೆ ಕೀರ್ತನೆ ಮಾಡುತ್ತಿದ್ದಾರೆ ಮತ್ತು ಭೂವಾಸಿಗಳಿಗಾಗಿ ಕ್ಷಮಾಯಾಚನೆ ಮಾಡುತ್ತಿರುತ್ತಾರೆ. ತಿಳಿಯಿರಿ, ನಿಜಕ್ಕೂ ಅಲ್ಲಾಹನು ಮಹಾ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.
6. ಯಾರು ಅವನನ್ನು ಬಿಟ್ಟು ಇತರರನ್ನು ತಮ್ಮ ರಕ್ಷಕ³ರಾಗಿ

حَمِّ

عَسَقٌ

كَذَلِكَ يُوحَىٰ إِلَيْكَ وَإِلَى الَّذِينَ مِنْ قَبْلِكَ اللَّهُ الْعَزِيزُ الْحَكِيمُ

لَكُمْ مَا فِي السَّمَوَاتِ وَمَا فِي الْأَرْضِ ۗ وَهُوَ الْعَلِيُّ الْعَظِيمُ

تَكَادُ السَّمَوَاتُ يَتَّقَطْنَ مِنْ فَوْقِهِنَّ وَالْمَلَائِكَةُ يُسَبِّحُونَ بِحَمْدِ رَبِّهِمْ وَيَسْتَغْفِرُونَ لِمَنْ فِي الْأَرْضِ ۗ إِنَّ اللَّهَ هُوَ الْغَفُورُ الرَّحِيمُ

وَالَّذِينَ اتَّخَذُوا مِنْ دُونِهِ أَوْلِيَاءَ

1. ಅರ್ಥಾತ್- ಕುರ್ಆನಿನಲ್ಲಿ ವಿವರಿಸಲಾಗುತ್ತಿರುವುದನ್ನೇ ದೇವವಾಣಿಯ ಮೂಲಕ ಅಲ್ಲಾಹನು ಪ್ರವಾದಿವರ್ಯರ(ಸ) ಮೇಲೆ ಅವತೀರ್ಣಗೊಳಿಸಿದ್ದಾನೆ. ಹಿಂದಿನ ಪ್ರವಾದಿಗಳ ಮೇಲೂ ಅವನು ಅಂತಹ ವಿಷಯಗಳನ್ನೇ ಅವತೀರ್ಣಗೊಳಿಸಿದ್ದನು.
2. ಅರ್ಥಾತ್- ಅಲ್ಲಾಹನ ಜತೆಗೆ ದೇವತ್ವದಲ್ಲಿ ಯಾವುದಾದರೂ ಸೃಷ್ಟಿಯನ್ನು ಭಾಗೀದಾರರೆಂದು ತಿಳಿಯುವುದು ಸಾಮಾನ್ಯ ವಿಷಯವೇನೂ ಅಲ್ಲ. ಅದರಿಂದ ಆಕಾಶವೇ ಕಳಚಿ ಬಿದ್ದರೆ ಆಶ್ಚರ್ಯವಿಲ್ಲ. ಅದು ಅಂತಹ ಗಂಭೀರ ವಿಷಯ.
3. ಮೂಲದಲ್ಲಿ 'ಔಲಿಯಾ' ಎಂಬ ಪದ ಪ್ರಯೋಗವಾಗಿದೆ. ಅರಬಿ ಭಾಷೆಯಲ್ಲಿ ಅದಕ್ಕೆ ಬಹಳ ವಿಸ್ತಾರವಾದ ವ್ಯಾಖ್ಯೆ ಇದೆ. ಮಿಥ್

- ಮಾಡಿಕೊಂಡಿರುವರೋ ಅವರ ಮೇಲ್ವಿಚಾರಕನು ಅಲ್ಲಾಹನೇ ಆಗಿರುತ್ತಾನೆ. ನೀವು ಅವರ ಕಾವಲುಗಾರರಲ್ಲ.
7. ಸಂದೇಶವಾಹಕರೇ, ಇದೇ ರೀತಿಯಲ್ಲಿ ಈ ಅರಬೀ ಕುರ್ಆನನ್ನು ನಾವು ನಿಮ್ಮ ಕಡೆಗೆ 'ದಿವ್ಯವಾಣಿ' ಮಾಡಿರುತ್ತೇವೆ. (ಇದು) ನಾಡುಗಳ ಕೇಂದ್ರ (ಮಕ್ಕಾ ಪಟ್ಟಣ) ಹಾಗೂ ಅದರ ಸುತ್ತಮುತ್ತ ಇರುವವರನ್ನು ನೀವು ಎಚ್ಚರಿಸುವಂತಾಗಲು ಮತ್ತು ನಿಸ್ಸಂದೇಹ ವಾಗಿ ಬರಲಿರುವ, ಸಮಾವೇಶದ ದಿನದ ಬಗ್ಗೆ ಎಚ್ಚರಿಕೆ ನೀಡುವಂತಾಗಲು. ಒಂದು ಕೂಟವು ಸ್ವರ್ಗಕ್ಕೆ ಇನ್ನೊಂದು ಕೂಟವು ನರಕಕ್ಕೆ ಹೋಗಲಿಕ್ಕಿದೆ.
8. ಅಲ್ಲಾಹನು ಇಚ್ಛಿಸುತ್ತಿದ್ದರೆ ಇವರೆಲ್ಲರನ್ನೂ ಒಂದೇ ಸಮುದಾಯ ವಾಗಿ ಮಾಡಿ ಬಿಡುತ್ತಿದ್ದನು. ಆದರೆ ಅವನು ತನಗೆ ಇಷ್ಟವಿದ್ದವರನ್ನು ತನ್ನ ಕೃಪೆಯೊಳಗೆ ಸೇರಿಸಿಕೊಳ್ಳುತ್ತಾನೆ ಮತ್ತು ಅಕ್ರಮಿಗಳಿಗೆ ರಕ್ಷಕ ಮಿತ್ರರಾಗಲಿ, ಸಹಾಯಕರಾಗಲಿ ಯಾರೂ ಇಲ್ಲ.
9. ಇವರು ಅವನನ್ನು ಬಿಟ್ಟು ಇತರರನ್ನು ರಕ್ಷಕ ಮಿತ್ರರಾಗಿ ಮಾಡಿ ಕೊಳ್ಳುವ(ಷ್ಟು ಮೂರ್ಖ)ರೇ? ರಕ್ಷಕ ಮಿತ್ರನಂತೂ ಅಲ್ಲಾಹನೇ ಆಗಿದ್ದಾನೆ. ಅವನೇ ಮೃತರನ್ನು ಜೀವಂತಗೊಳಿಸುತ್ತಾನೆ ಮತ್ತು ಸಕಲ ವಿಷಯಗಳಿಗೂ ಸಾಮರ್ಥ್ಯವುಳ್ಳವನಾಗಿದ್ದಾನೆ.
10. ನಿಮ್ಮೊಳಗೆ ಯಾವ ವಿಷಯದಲ್ಲೇ ಮತಭೇದವುಂಟಾದರೂ ಅದರ ತೀರ್ಮಾನ ಮಾಡುವುದು ಅಲ್ಲಾಹನ ಕೆಲಸ. ಆ ಅಲ್ಲಾಹನೇ

اللَّهُ حَفِظَ عَلَيْهِمْ وَمَا أَنْتَ عَلَيْهِمْ بِوَكِيلٍ ۝

وَكَذَلِكَ أَوْحَيْنَا إِلَيْكَ قُرْآنًا عَرَبِيًّا
يَتَذَكَّرُ أُمَّ الْقُرَىٰ وَمَنْ حَوْلَهَا وَتُنذِرَ
يَوْمَ الْجَمْعِ لَا رَيْبَ فِيهِ فَرِيقٌ فِي الْجَنَّةِ
وَفَرِيقٌ فِي السَّعِيرِ ۝

وَلَوْ شَاءَ اللَّهُ لَجَعَلَهُمْ أُمَّةً وَاحِدَةً
وَلَكِنْ يُدْخِلُ مَنْ يَشَاءُ فِي رَحْمَتِهِ
وَالظَّالِمُونَ مَا لَهُمْ مِنْ وَرِيٍّ وَلَا يُصِيرُ ۝

أَمْ اتَّخَذُوا مِنْ دُونِهِ أَوْلِيَاءَ ۗ قَالَ اللَّهُ
هُوَ الْوَلِيُّ وَهُوَ يُحْيِي الْمَوْتَىٰ وَهُوَ
عَلَىٰ كُلِّ شَيْءٍ قَدِيرٌ ۝

وَمَا اخْتَلَفْتُمْ فِيهِ مِنْ شَيْءٍ فَحُكْمُهُ
إِلَى اللَّهِ ذَلِكُمُ اللَّهُ سَرِيٌّ عَلَيْهِ تَوَكَّلْتُ ۗ

- ಆರಾಧ್ಯರುಗಳ ಕುರಿತು ಪಥಭ್ರಷ್ಟ ಜನರು ವಿಭಿನ್ನ ವಿಶ್ವಾಸ ಮತ್ತು ಧೋರಣೆಯನ್ನು ಹೊಂದಿದ್ದಾರೆ. ಅದನ್ನು ಪವಿತ್ರ ಕುರ್ಆನ್ 'ಅಲ್ಲಾಹನ ಹೊರತು ಇತರರನ್ನು ರಕ್ಷಕನನ್ನಾಗಿ ಮಾಡುವುದು' ಎಂದು ಕರೆದಿದೆ. ಕುರ್ಆನಿನ ಆಧಾರದಲ್ಲಿ ಈ ಕೆಳಗಿನವುಗಳನ್ನು ಮಾನವ ತನ್ನ ರಕ್ಷಕನನ್ನಾಗಿ ಮಾಡಿಕೊಂಡಂತಾಗುತ್ತದೆ. 1) ಯಾರ ಮಾತಿನಂತೆ ನಡೆಯುತ್ತಾನೋ, ಯಾರ ಮಾರ್ಗದರ್ಶನದಂತೆ ವರ್ತಿಸುತ್ತಾನೋ, ಯಾರು ಗೊತ್ತು ಪಡಿಸಿದ ವಿಧಾನ, ಸಂಪ್ರದಾಯ ಮತ್ತು ವಿಧಿಗಳನ್ನು ಪಾಲಿಸುತ್ತಾನೋ. 2) ಯಾರ ಮಾರ್ಗದರ್ಶನಗಳ ಬಗ್ಗೆ ವಿಶ್ವಾಸವಿರಿಸುತ್ತಾನೋ ಯಾರ ಕುರಿತು ಸರಿಯಾದ ದಾರಿ ತೋರುವವನು ಮತ್ತು ತಪ್ಪುದಾರಿಯಿಂದ ತಡೆಯುವವನು ಎಂದು ಭಾವಿಸುತ್ತಾನೋ. 3) ಯಾರ ಬಗ್ಗೆ ಲೋಕದಲ್ಲಿ ನಾನು ಏನೇ ಮಾಡುತ್ತಿದ್ದರೂ ಅದರ ಕೆಟ್ಟ ಪರಿಣಾಮದಿಂದ ರಕ್ಷಿಸುವವನು, ದೇವನಿದ್ದರೂ, ನಿರ್ಣಾಯಕ ದಿನ ಬರಲಿದ್ದರೂ ಅವನು ನನ್ನನ್ನು ಯಾತನೆಯಿಂದ ರಕ್ಷಿಸುವವನು ಎಂದು ಭಾವಿಸುವನೋ 4) ಯಾರ ಬಗ್ಗೆ ಲೋಕದಲ್ಲಿ ಅಸಾಮಾನ್ಯ ರೀತಿಯಲ್ಲಿ ಸಹಾಯ ಮಾಡುವವನು, ವಿಪತ್ತು ಮತ್ತು ಸಂಕಷ್ಟಗಳಿಂದ ರಕ್ಷಿಸುವವನು, ಜೀವನಾಧಾರಗಳನ್ನು ಒದಗಿಸುವವನು, ಸಂತಾನ ಪ್ರದಾನ ಮಾಡುವವನು, ಇಷ್ಟಾರ್ಥ ಈಡೇರಿಸುವವನು ಮತ್ತು ಎಲ್ಲಾ ವಿಧದ ಬಯಕೆಗಳನ್ನು ಪೂರ್ತಿಗೊಳಿಸುವವನು ಎಂದು ಕಲ್ಪಿಸುವನೋ.
4. ಇಲ್ಲಿಂದ 12ನೆಯ ಸೂಕ್ತದ ತನಕದ ಉದ್ಧರಣೆ ಅಲ್ಲಾಹನ ವಾಣಿಯಾಗಿದ್ದರೂ, ಇದರಲ್ಲಿ ಅಲ್ಲಾಹನು ಸಂಬೋಧನೆ ಮಾಡುವವನಲ್ಲ. ಬದಲಾಗಿ ಇದು ಪ್ರವಾದಿವರ್ಯರ(ಸ) ಸಂಬೋಧನೆಯಾಗಿದೆ. ನೀವು ಹೀಗೆ ಪ್ರಕಟಿಸಿರಿ ಎಂದು ಅಲ್ಲಾಹನು ತನ್ನ ಪ್ರವಾದಿಗೆ ಆದೇಶಿಸುತ್ತಿದ್ದಾನೆ. ಸೂರ: ಫಾತಿಹಾ ಕೂಡ ಇಂತಹುದೇ ಒಂದು ಉದಾಹರಣೆಯಾಗಿದೆ. ಅದು ಅಲ್ಲಾಹನ ವಾಣಿಯೇ ಆಗಿದೆ. ಆದರೆ ದಾಸರು ಅದನ್ನು ಪ್ರಾರ್ಥನೆಯ ರೂಪದಲ್ಲಿ ಅಲ್ಲಾಹನ ಮುಂದಿಡುತ್ತಾರೆ.

<p>ನನ್ನ ಪ್ರಭು. ನಾನು ಅವನ ಮೇಲೆಯೇ ಭರವಸೆಯನ್ನಿರಿಸಿದೆ ಮತ್ತು ಅವನ ಕಡೆಗೇ ನಾನು ಮರಳುತ್ತೇನೆ.</p>	<p>وَإِلَيْهِ أُنِيبُ ⑩</p>
<p>11. ಭೂಮಿ-ಆಕಾಶಗಳ ನಿರ್ಮಾಪಕ, ಅವನು ನಿಮ್ಮ ವರ್ಗದಿಂದಲೇ ನಿಮಗಾಗಿ ಜೊತೆಗಳನ್ನು ಸೃಷ್ಟಿಸಿದನು, ಹಾಗೆಯೇ ಪ್ರಾಣಿಗಳಲ್ಲೂ (ಅವುಗಳ ವರ್ಗದಿಂದಲೇ) ಜೋಡಿಗಳನ್ನು ಉಂಟು ಮಾಡಿದನು. ಈ ರೀತಿಯಲ್ಲಿ ಅವನು ನಿಮ್ಮ ಸಂತತಿಗಳನ್ನು ಹಬ್ಬಿಸುತ್ತಾನೆ. ವಿಶ್ವದ ಯಾವ ವಸ್ತುವೂ ಅವನನ್ನು ಹೋಲುವುದಿಲ್ಲ. ಅವನು ಎಲ್ಲವನ್ನೂ ಆಲಿಸುವವನೂ ವೀಕ್ಷಿಸುವವನೂ ಆಗಿದ್ದಾನೆ.</p>	<p>فَأَطْرُقُ السَّمَوَاتِ وَالْأَرْضِ طَجَعَلْ لَكُمْ مِنْ أَنْفُسِكُمْ أَنْزِلًا وَمِنَ الْأَنْعَامِ أَنْزِلًا وَأَجَاءَ يَذُرُّكُمْ فِيكُمْ كَيْسَ كَمِثْلِهِ شَيْءٌ ۚ وَهُوَ السَّمِيعُ الْبَصِيرُ ⑪</p>
<p>12. ಭೂಮಿ-ಆಕಾಶಗಳ ಭಂಡಾರಗಳ ಬೀಗದ ಕೈಗಳು ಅವನಲ್ಲೇ ಇವೆ. ತಾನಿಚ್ಛಿಸಿದವರಿಗೆ ಧಾರಾಳ ಜೀವನಾಧಾರ ನೀಡುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಪರಿಮಿತವಾಗಿ ಕೊಡುತ್ತಾನೆ. ಅವನಿಗೆ ಸಕಲ ವಿಷಯಗಳ ಜ್ಞಾನವಿದೆ.</p>	<p>لَهُ مَقَالِيدُ السَّمَوَاتِ وَالْأَرْضِ يَبْسُطُ الرِّزْقَ لِمَنْ يَشَاءُ وَيَقْدِرُ ۗ إِنَّهُ بِكُلِّ شَيْءٍ عَلِيمٌ ⑫</p>
<p>13. ಅವನು ನೂಹರಿಗೆ ಆಜ್ಞಾಪಿಸಿದ್ದ ಧರ್ಮ ವಿಧಾನವನ್ನೇ ನಿಮಗಾಗಿಯೂ ನಿಶ್ಚಯಿಸಿ ಕೊಟ್ಟಿದ್ದಾನೆ ಮತ್ತು (ಮುಹಮ್ಮದರೇ) ಈಗ ನಾವು ಅದನ್ನೇ ದಿವ್ಯವಾಣಿಯ ಮೂಲಕ ನಿಮ್ಮ ಕಡೆಗೆ ಕಳುಹಿಸುತ್ತೇವೆ. ಇದನ್ನೇ ನಾವು ಇಬ್ನಾಹೀಮ್, ಮೂಸಾ ಮತ್ತು ಈಸಾಂಗೂ ಬೋಧಿಸಿದ್ದೆವು. ಈ ಧರ್ಮವನ್ನು ಸಂಸ್ಥಾಪಿಸಿರಿ ಮತ್ತು ಇದರಲ್ಲಿ ವಿಭಿನ್ನರಾಗದಿರಿ ಎಂಬ ಆದೇಶದೊಂದಿಗೆ. (ಸಂದೇಶವಾಹಕರೇ) ನೀವು ಕರೆ ನೀಡುತ್ತಿರುವ ಈ ವಿಷಯವು ಬಹುದೇವವಿಶ್ವಾಸಿಗಳಿಗೆ ಅತ್ಯಂತ ಅಸಹನೀಯವಾಗಿದೆ. ಅಲ್ಲಾಹನು ತಾನಿಚ್ಛಿಸುವವರನ್ನು ತನ್ನವರಾಗಿ ಮಾಡಿಕೊಳ್ಳುತ್ತಾನೆ ಮತ್ತು ತನ್ನತ್ತ ಮರಳುವವರಿಗೆ ಮಾತ್ರ ತನ್ನ ಕಡೆಗೆ ಬರುವ ಮಾರ್ಗವನ್ನು ತೋರಿಸಿಕೊಡುತ್ತಾನೆ.</p>	<p>شَرَعَ لَكُمْ مِنَ الدِّينِ مَا وَضَىٰ بِهِ نُوحًا وَالَّذِي أَوْحَيْنَا إِلَيْكَ وَمَا وَضَّيْنَا بِهِ إِبْرَاهِيمَ وَمُوسَىٰ وَعِيسَىٰ أَنْ أَقِيمُوا الدِّينَ وَلَا تَتَفَرَّقُوا فِيهِ كَبُرَ عَلَى السُّرُكِينَ مَا تَدْعُوهُمْ إِلَيْهِ اللَّهُ يَجْتَبِي إِلَيْهِ مَنْ يَشَاءُ وَيَهْدِي إِلَيْهِ مَنْ يُنِيبُ ⑬</p>
<p>14. ಜನರಲ್ಲಿ ಭಿನ್ನತೆ ಕಂಡು ಬಂದುದು ಅವರ ಬಳಿಗೆ ಜ್ಞಾನ ಬಂದ ಬಳಿಕವಾಗಿತ್ತು. ಅವರು ಪರಸ್ಪರರ ಮೇಲೆ ಅತಿರೇಕವೆಸಗಲು ಬಯಸಿದುದರಿಂದಲೇ ಹೀಗಾಯಿತು. ಒಂದು ನಿಶ್ಚಿತ ಸಮಯದ ವರೆಗೆ ತೀರ್ಪನ್ನು ಮುಂದೂಡಲಾಗುವುದೆಂದು ನಿಮ್ಮ ಪ್ರಭು ಮೊದಲೇ ಹೇಳದಿರುತ್ತಿದ್ದರೆ ಅವರೊಳಗೆ ತೀರ್ಮಾನ ಮಾಡಿ ಬಿಡಲಾಗುತ್ತಿತ್ತು. ವಾಸ್ತವದಲ್ಲಿ ಮುಂಚಿನವರ ಬಳಿಕ ಗ್ರಂಥದ</p>	<p>وَمَا تَفَرَّقُوا إِلَّا مِنْ بَعْدِ مَا جَاءَهُمُ الْعِلْمُ بَعِيًّا بَيْنَهُمْ ۗ وَكَوَلَا كَلِمَةَ سَبَقَتْ مِنْ رَبِّكَ إِلَىٰ أَجَلٍ مُّسَمًّى لَعَضُّوا عَلَيْهَا بِئِبْهَامٍ ۗ وَإِنَّ الَّذِينَ أُورِثُوا الْكِتَابَ مِنْ بَعْدِهِمْ لَفِي شَكٍّ</p>

ವಾರೀಸುದಾರರಾಗಿ ಮಾಡಲ್ಪಟ್ಟವರು ಅದರ ಕುರಿತು ಕಳವಳಕಾರಿ ಅನುಮಾನದಲ್ಲಿ ಬಿದ್ದಿರುತ್ತಾರೆ.⁵

مِنْهُ مُرِيبٌ ④

15. (ಈ ಪರಿಸ್ಥಿತಿ ಉಂಟಾಗಿ ಬಿಟ್ಟಿದೆ) ಆದುದರಿಂದ ಸಂದೇಶ ವಾಹಕರೇ ನೀವನ್ನು ಅದೇ ಧರ್ಮದ ಕಡೆಗೆ ಕರೆ ನೀಡಿರಿ ಮತ್ತು ನಿಮಗೆ ಆಜ್ಞಾಪಿಸಲಾಗಿರುವ ಪ್ರಕಾರ ಅದರಲ್ಲೇ ಸ್ಥಿರವಾಗಿರಿ. ಇವರ ಇಚ್ಛೆಗಳನ್ನು ಅನುಸರಿಸಬೇಡಿರಿ ಮತ್ತು ಇವರೊಡನೆ (ಹೀಗೆ) ಹೇಳಿರಿ- "ಅಲ್ಲಾಹನು ಅವತೀರ್ಣಗೊಳಿಸಿದ ಪ್ರತಿ ಯೊಂದು ಗ್ರಂಥದ ಮೇಲೆ ನಾನು ವಿಶ್ವಾಸವಿರಿಸಿದೆನು. ನಿಮ್ಮ ನಡುವೆ ನ್ಯಾಯ ಪಾಲಿಸಬೇಕೆಂದು ನನಗೆ ಆದೇಶಿಸಲಾಗಿದೆ. ಅಲ್ಲಾಹನೇ ನಮ್ಮ ಪ್ರಭುವೂ ನಿಮ್ಮ ಪ್ರಭುವೂ ಆಗಿರುತ್ತಾನೆ. ನಮ್ಮ ಕರ್ಮಗಳು ನಮಗೆ, ನಿಮ್ಮ ಕರ್ಮಗಳು ನಿಮಗೆ. ನಮ್ಮ ನಿಮ್ಮೊಳಗೆ ಯಾವ ಕಲಹವೂ ಇಲ್ಲ." ಅಲ್ಲಾಹನು ಒಂದು ದಿನ ನಮ್ಮೆಲ್ಲರನ್ನು ಒಟ್ಟುಗೂಡಿಸುವನು ಮತ್ತು ಎಲ್ಲರಿಗೂ ಅವನ ಕಡೆಗೇ ಮರಳಲಿಕ್ಕಿದೆ."

فَلِذَلِكَ فَادْرُءْ وَأَسْتَقِمُّ كَمَا أُمِرْتُ
وَلَا تَتَّبِعِ أَهْوَاءَهُمْ وَقُلْ آمَنْتُ
بِمَا أَنْزَلَ اللَّهُ مِنْ كِتَابٍ وَأُمِرْتُ
لِأَعْدِلَ بَيْنَكُمْ اللَّهُ رَبُّنَا وَسَرَّبْنَا
لَنَا أَعْمَالُنَا وَلَكُمْ أَعْمَالُكُمْ لَا حُجَّةَ
بَيْنَنَا وَبَيْنَكُمْ اللَّهُ يَجْمَعُ بَيْنَنَا
وَإِلَيْهِ الْمَصِيرُ ⑤

16. ಅಲ್ಲಾಹನ ಕರೆಯು ಸ್ವೀಕರಿಸಲ್ಪಟ್ಟ ಬಳಿಕ (ಅದನ್ನು ಸ್ವೀಕರಿಸಿ ದವರೊಂದಿಗೆ) ಯಾರು ಅಲ್ಲಾಹನ ವಿಷಯದಲ್ಲಿ ಜಗಲಾಡು ತ್ತಾರೋ ಅವರ ತರ್ಕವು ಅವರ ಪ್ರಭುವಿನ ದೃಷ್ಟಿಯಲ್ಲಿ ನಿರರ್ಥಕವಾಗಿದೆ. ಅವರ ಮೇಲೆ ಅವನ ಪ್ರಕೋಪವಿದೆ ಮತ್ತು ಅವರಿಗೆ ಘೋರ ಯಾತನೆ ಇದೆ.

وَالَّذِينَ يَحَابُّونَ فِي اللَّهِ مِنْ بَعْدِ
مَا اسْتَجِيبَ لَهُ حُجَّتْ لَهُمْ دَاحِضَةٌ
عِنْدَ رَبِّهِمْ وَعَلَيْهِمْ غَضَبٌ وَلَهُمْ
عَذَابٌ شَدِيدٌ ⑥

17. ಈ ಗ್ರಂಥವನ್ನೂ ನ್ಯಾಯ ತಕ್ಕಡಿಯನ್ನೂ ಸತ್ಯದೊಂದಿಗೆ ಇಳಿಸಿ ದವನು ಅಲ್ಲಾಹನೇ.⁷ ನಿಮಗೇನು ಗೊತ್ತು? ತೀರ್ಮಾನದ ಘಳಿಗೆಯು ಹತ್ತಿರವೇ ಬಂದಿರಲೂಬಹುದು.

اللَّهُ الَّذِي أَنْزَلَ الْكِتَابَ بِالْحَقِّ
وَالْمِيزَانَ وَمَا يُدْرِيكَ لَعَلَّ
السَّاعَةَ قَرِيبٌ ⑦

18. ಅದರ ಆಗಮನದ ಮೇಲೆ ನಂಬಿಕೆಯಿಲ್ಲದವರು ಅದಕ್ಕಾಗಿ ಅವಸರ ಪಡುತ್ತಿದ್ದಾರೆ. ಆದರೆ ಅದರ ಮೇಲೆ ನಂಬಿಕೆಯುಳ್ಳವರು ಅದನ್ನು ಭಯಪಡುತ್ತಾರೆ ಮತ್ತು ಅದು ಖಂಡಿತ ಬರಲಿದೆ ಎಂಬುದನ್ನು ಅರಿತಿದ್ದಾರೆ. ಆ ಘಳಿಗೆಯ ಆಗಮನದ ವಿಷಯದಲ್ಲಿ

يَسْتَعْجِلُ بِهَا الَّذِينَ لَا يُؤْمِنُونَ بِهَا
وَالَّذِينَ آمَنُوا مُشْفِقُونَ مِنْهَا
وَيَعْلَمُونَ أَنَّهَا الْحَقُّ أَلا إِنَّ الَّذِينَ

5. ಅರ್ಥಾತ್- ನಂತರದ ಜನಾಂಗಗಳಿಗೆ ತಮ್ಮ ಬಳಿಗೆ ತಲಪಿರುವ ಗ್ರಂಥಗಳು ಎಷ್ಟರ ಮಟ್ಟಿಗೆ ನಿಜಸ್ವರೂಪದಲ್ಲಿವೆ ಮತ್ತು ಎಷ್ಟರ ಮಟ್ಟಿಗೆ ಕಲಸುಮೇಲೋಗರಗೊಂಡಿವೆ ಎಂಬ ಸಂತ್ಯಕ್ತಿ ಇರಲಿಲ್ಲ. ತಮ್ಮ ಪ್ರವಾದಿಗಳು ಯಾವ ಬೋಧನೆಗಳನ್ನು ತಂದಿದ್ದರು ಎಂದೂ ಅವರಿಗೆ ನಿಖರವಾಗಿ ತಿಳಿದಿರಲಿಲ್ಲ. ಅವರಲ್ಲಿರುವುದೆಲ್ಲವೂ ಸಂಶಯಾಸ್ಪದವಾಗಿದ್ದು ಅವು ಮನಸ್ಸಿನಲ್ಲಿ ಗೊಂದಲ ಮೂಡಿಸುತ್ತಿತ್ತು.
6. ಅರ್ಥಾತ್- ನ್ಯಾಯೋಚಿತವಾದ ಸಾಕ್ಷಾಧಾರಗಳ ಸಹಿತ ವಿಷಯವನ್ನು ಸಾದರಪಡಿಸುವ ನಮ್ಮ ಕರ್ತವ್ಯವನ್ನು ನಾವು ಈಡೇರಿಸಿದೆವು. ಈಗ ವೃಥಾ ಜಗಲಾಡುವುದರಿಂದೇನು ಪ್ರಯೋಜನ. ನೀವು ಒಂದು ವೇಳೆ ಜಗಲಾಡಿದರೂ ನಾವು ನಿಮ್ಮೊಡನೆ ಜಗಲಾಡಲು ಸಿದ್ಧರಿಲ್ಲ.

<p>ಸಂಶಯಾತ್ಮಕ ಚರ್ಚೆಗಳನ್ನು ನಡೆಸುವವರು ಪಥಭ್ರಷ್ಟತೆಯಲ್ಲಿ ಬಹುದೂರ ಸಾಗಿ ಬಿಟ್ಟಿದ್ದಾರೆಂಬುದನ್ನು ಚೆನ್ನಾಗಿ ತಿಳಿದುಕೊಳ್ಳಿರಿ.</p>	<p>يُمَارُونَ فِي السَّاعَةِ لَنِي صَلِّ بِعِيٍّ ⑩</p>
<p>19. ಅಲ್ಲಾಹನು ತನ್ನ ದಾಸರ ಮೇಲೆ ಅತ್ಯಂತ ಕರುಣೆಯುಳ್ಳವನು. ತಾನಿಚ್ಛಿಸಿದ್ದನ್ನು ತಾನಿಚ್ಛಿಸಿದವರಿಗೆ ದಯಪಾಲಿಸುತ್ತಾನೆ. ಅವನು ಮಹಾಬಲಿಷ್ಠನೂ ಪ್ರಬಲನೂ ಆಗಿರುತ್ತಾನೆ.</p>	<p>اللَّهُ لَطِيفٌ بِعِبَادِهِ يَرْحَمُ مَنْ يَشَاءُ ⑪ وَ هُوَ الْقَوِيُّ الْعَزِيزُ ⑫</p>
<p>20. ಯಾರು ಪರಲೋಕದ ಬೆಳೆಯನ್ನು ಬಯಸುತ್ತಾನೋ ಅವನ ಬೆಳೆಯನ್ನು ನಾವು ವೃದ್ಧಿಸುತ್ತೇವೆ ಮತ್ತು ಯಾರು ಈ ಲೋಕದ ಬೆಳೆಯನ್ನು ಬಯಸುತ್ತಾನೋ ಅವನಿಗೆ ನಾವು ಈ ಲೋಕದಿಂದಲೇ ಕೊಟ್ಟು ಬಿಡುತ್ತೇವೆ. ಆದರೆ ಪರಲೋಕದಲ್ಲಿ ಅವನಿಗೆ ಯಾವ ಪಾಲೂ ಇಲ್ಲ.</p>	<p>مَنْ كَانَ يُرِيدُ حَرْثَ الْآخِرَةِ نَزِدْ لَهُ فِي حَرْثِهِ ⑬ وَ مَنْ كَانَ يُرِيدُ حَرْثَ الدُّنْيَا نُؤْتِهِ مِنْهَا وَمَا لَهُ فِي الْآخِرَةِ مِنْ شَيْءٍ ⑭</p>
<p>21. ಇವರ ಬಳಿ, ಇವರಿಗಾಗಿ ಧರ್ಮದ ಸ್ವರೂಪದಲ್ಲಿರುವ ಮತ್ತು ಅಲ್ಲಾಹನು ಅನುಮತಿಸಿಲ್ಲದ ಜೀವನ ವಿಧಾನವೊಂದನ್ನು ನಿಶ್ಚಯಿಸಿಕೊಟ್ಟಂತಹ ದೇವಸಹಭಾಗಿಗಳು ಇದ್ದಾರೆಯೇ? ⑮ ತೀರ್ಮಾನದ ಮಾತು ಮೊದಲೇ ನಿಶ್ಚಿತವಾಗಿಲ್ಲದಿದ್ದರೆ ಇವರ ಮಧ್ಯೆ ಈಗಾಗಲೇ ತೀರ್ಮಾನ ಮಾಡಿ ಬಿಡಲಾಗುತ್ತಿತ್ತು. ನಿಶ್ಚಯವಾಗಿಯೂ ಈ ಅಕ್ರಮಗಳಿಗೆ ವೇದನಾಯುಕ್ತ ಯಾತನೆ ಯಿದೆ.</p>	<p>أَمْ لَهُمْ شُرَكَاءُ شَرَعُوا لَهُمْ مِنَ الدِّينِ مَا لَمْ يَأْذَنْ بِهِ اللَّهُ وَ كُو لَّا كَلِمَةُ الْفَصْلِ لَقُضِيَ بَيْنَهُمْ وَإِنَّ الظَّالِمِينَ لَهُمْ عَذَابٌ أَلِيمٌ ⑯</p>
<p>22. ಆಗ ಈ ಅಕ್ರಮಗಳು ತಮ್ಮ ಕರ್ಮಗಳ ಪರಿಣಾಮದಿಂದ ಭೀತರಾಗುತ್ತಿರುವುದನ್ನು ನೀವು ಕಾಣುವಿರಿ ಮತ್ತು ಅದು ಅವರ ಮೇಲೆ ಬಂದೇ ತೀರುವುದು. ಇದಕ್ಕೆ ವ್ಯತಿರಿಕ್ತವಾಗಿ ಸತ್ಯವಿಶ್ವಾಸ ಸ್ವೀಕರಿಸಿದವರು ಹಾಗೂ ಸತ್ಯರ್ಮವೆಸಗಿದವರು ಸ್ವರ್ಗೋದ್ಯಾನಗಳಲ್ಲಿರುವರು. ಅವರು ಬಯಸಿದುದನ್ನೆಲ್ಲ ತಮ್ಮ ಪ್ರಭುವಿನ ಬಳಿ ಪಡೆಯುವರು. ಇದುವೇ ಮಹಾ ಅನುಗ್ರಹವಾಗಿದೆ.</p>	<p>تَرَى الظَّالِمِينَ مُشْفِقِينَ مِمَّا كَسَبُوا وَ هُوَ وَاَقِعَ بِهِمْ وَالَّذِينَ آمَنُوا وَعَمِلُوا الصَّالِحَاتِ فِي رَوْضَاتِ الْجَنَّاتِ ⑰ لَهُمْ مَا يَشَاءُونَ عِنْدَ رَبِّهِمْ ذَٰلِكَ هُوَ الْفَضْلُ الْكَبِيرُ ⑱</p>
<p>7. 'ಮಿರ್ರಾನ್' (ತಕ್ಕಡಿ) ಎಂದರೆ ಸತ್ಯ-ಮಿಥ್ಯ, ಸರಿ-ತಪ್ಪು, ನ್ಯಾಯ-ಅನ್ಯಾಯ ಮತ್ತು ಹಿತ-ಅಹಿತಗಳ ನಡುವಿನ ವ್ಯತ್ಯಾಸವನ್ನು ತಕ್ಕಡಿಯಂತೆ ಅಳಿದು ತಿಳಿಸುವ ಅಲ್ಲಾಹನ ಶರೀಅತ್ ಆಗಿದೆ.</p> <p>8. ಈ ಸೂಕ್ತದಲ್ಲಿ 'ಸಹಭಾಗಿಗಳು'(ಶುರಕಾ) ಎಂದು ಹೇಳಲಾಗಿರುವುದು ಜನರು ಪ್ರಾರ್ಥಿಸುವ, ಹರಕೆಗಳನ್ನೊಪ್ಪಿಸುವ ಮತ್ತು ಪೂಜಾವಿಧಿಗಳನ್ನು ನೆರವೇರಿಸುವ ಸಹಭಾಗಿಗಳ ಕುರಿತಲ್ಲ ಎಂಬುದು ವ್ಯಕ್ತ. ಯಾರನ್ನು ಜನರು ಆಜ್ಞಾಧಿಕಾರಿ ಎಂದು ಭಾವಿಸಿದ್ದಾರೋ ಯಾರ ವಿಚಾರ, ಸಿದ್ಧಾಂತ ಮತ್ತು ತತ್ವಗಳ ಮೇಲೆ ವಿಶ್ವಾಸವಿರುತ್ತಾರೋ ಯಾರ ನೈತಿಕ ನಿಯಮಗಳು ಹಾಗೂ ನಾಗರಿಕತೆ ಮತ್ತು ಸಂಸ್ಕೃತಿಯ ಮಾನದಂಡಗಳನ್ನು ಅಂಗೀಕರಿಸುತ್ತಾರೋ ಯಾರು ಗೊತ್ತುಪಡಿಸಿದ ನಿಯಮಗಳನ್ನು ತಮ್ಮ ಧಾರ್ಮಿಕ ಸಂಪ್ರದಾಯ-ಆರಾಧನೆಗಳಲ್ಲಿ ತಮ್ಮ ವೈಯಕ್ತಿಕ ಜೀವನದಲ್ಲಿ, ಸಾಮಾಜಿಕ ರಂಗದಲ್ಲಿ, ಸಂಸ್ಕೃತಿಯಲ್ಲಿ, ವ್ಯಾಪಾರ-ವಹಿವಾಟುಗಳಲ್ಲಿ, ತಮ್ಮ ರಾಜಕೀಯ ಮತ್ತು ಆಡಳಿತ ನಿರ್ವಹಣೆಯಲ್ಲಿ- ಇದುವೇ ಶರೀಅತ್ ಆಗಿದೆಯೇ ಎಂಬಂತೆ ಅಂಗೀಕರಿಸುತ್ತಾರೋ ಅವರನ್ನೇ ಇಲ್ಲಿ ಸಹಭಾಗಿಗಳು ಎಂದು ಕರೆಯಲಾಗಿದೆ.</p>	

23. ಸತ್ಯವಿಶ್ವಾಸವನ್ನು ಸ್ವೀಕರಿಸಿ ಸತ್ಯರ್ಮವೆಸಗಿದಂತಹ ತನ್ನ ದಾಸರಿಗೆ ಅಲ್ಲಾಹನು ನೀಡುತ್ತಿರುವ ಸುವಾರ್ತೆಯು ಇದುವೇ ಆಗಿದೆ. ಸಂದೇಶವಾಹಕರೇ! ಇವರೊಡನೆ (ಹೀಗೆ) ಹೇಳಿ ಬಿಡಿರಿ- "ನಾನು ಈ ಕಾರ್ಯಕ್ಕಾಗಿ ನಿಮ್ಮಿಂದ ಯಾವುದೇ ಪ್ರತಿಫಲವನ್ನು ಅಪೇಕ್ಷಿಸುತ್ತಿಲ್ಲ. ಆದರೆ ಬಾಂಧವ್ಯದ ಪ್ರೀತಿಯನ್ನು ಖಂಡಿತ ಅಪೇಕ್ಷಿಸುತ್ತೇನೆ." ಒಳಿತನ್ನು ಗಳಿಸುವವನಿಗೆ ನಾವು ಆ ಒಳಿತಿನಲ್ಲಿ ಉತ್ತಮವಾಗಿ ವರ್ಧಿಸಿ ಕೊಡುವೆವು. ನಿಸ್ಸಂದೇಹವಾಗಿಯೂ ಅಲ್ಲಾಹನು ಮಹಾ ಕ್ಷಮಾಶೀಲನೂ ಗುಣಗ್ರಾಹಿಯೂ ಆಗಿರುತ್ತಾನೆ.

ذٰلِكَ الَّذِي يُبَسِّرُ اللهُ عِبَادَهُ الَّذِينَ
اٰمَنُوْا وَعَمِلُوا الصّٰلِحٰتِ ۗ شَلٰوْ
اَسْءَلَكُمْ عَلَيْهِ اَجْرًا اِلَّا الْمَوَدَّةَ فِي
الْقُرْبٰى ۗ وَمَنْ يَّفْتَرِ حَسَنَةً تَّرَدَّدْ
فِيْهَا حَسَنًا ۗ اِنَّ اللّٰهَ عَفُوْرٌ شَكُوْرٌ ﴿٢٣﴾

24. ಈ ವ್ಯಕ್ತಿಯು ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸಿರುವನೆಂದು ಇವರು ಹೇಳುತ್ತಾರೆಯೇ? ಅಲ್ಲಾಹನು ಇಚ್ಛಿಸಿದರೆ ನಿಮ್ಮ ಹೃದಯಕ್ಕೆ ಮುದ್ರೆಯೊತ್ತಿ ಬಿಡಬಹುದಾಗಿತ್ತು.¹⁰ ಅವನು ಮಿಥ್ಯವನ್ನು ಅಳಿಸಿ ಬಿಡುತ್ತಾನೆ ಮತ್ತು ತನ್ನ ವಚನಗಳ

اَمْ يَفْتُرُوْنَ اَنْزٰرًا عَلٰى اللّٰهِ كَذِبًا
فَاِنَّ يَشَآءُ اللّٰهُ يَحْتَمِرْ عَلٰى قَلْبِكَ ۗ وَ
يَسْحَرُ اللّٰهُ الْبَاطِلَ وَيُجِئُ الْحَقَّ يَكْتُمِيْهِ

9. ಈ ಸೂಕ್ತವನ್ನು ಮೂರು ರೀತಿಯಲ್ಲಿ ವ್ಯಾಖ್ಯಾನಿಸಲಾಗಿದೆ: 1) ನಾನು ಈ ಕೆಲಸಕ್ಕಾಗಿ ನಿಮ್ಮಿಂದ ಯಾವುದೇ ಪ್ರತಿಫಲ ನಿರೀಕ್ಷಿಸುವುದಿಲ್ಲ. ಆದರೆ ನೀವು (ಕುರೈಶರು) ನಿಮ್ಮ ಮತ್ತು ನನ್ನ ನಡುವೆ ಇರುವ ಕುಟುಂಬ ಸಂಬಂಧವನ್ನಾದರೂ ಕನಿಷ್ಠಪಕ್ಷ ಗಮನದಲ್ಲಿರಿಸಬೇಕು. ನೀವೇ ನನ್ನ ಶತ್ರುತ್ವಕ್ಕೆ ಅಣಿಯಾಗುವುದೆಂದರೆ ಎಂತಹ ಅನ್ಯಾಯ. 2) ನಿಮ್ಮಲ್ಲಿ ಅಲ್ಲಾಹನ ಸಾಮೀಪ್ಯದ ಬಯಕೆಯುಂಟಾಗಬೇಕೆಂಬುದನ್ನು ಬಿಟ್ಟರೆ ಬೇರಾವುದೇ ಪ್ರತಿಫಲವನ್ನು ನಾನು ಈ ಕೆಲಸಕ್ಕಾಗಿ ನಿಮ್ಮಿಂದ ನಿರೀಕ್ಷಿಸುವುದಿಲ್ಲ. 3) ಮೂರನೆಯ ವಿಧದ ವ್ಯಾಖ್ಯಾನ ನೀಡಿರುವ ವ್ಯಾಖ್ಯಾನಕಾರರಲ್ಲಿ ಕೆಲವರ ಪ್ರಕಾರ 'ಅಕಾರಿಬ್' ಎಂದರೆ ಅಬ್ದುಲ್ ಮುತ್ತಲಿಬ್ ಸಮಸ್ತ ಸಂತತಿಯಾಗಿದೆ. ಮತ್ತೆ ಕೆಲವರು ಅದನ್ನು ಹ. ಅಲೀ ಫಾತಿಮ(ರ) ಮತ್ತು ಅವರ ಸಂತಾನಕ್ಕೆ ಸೀಮಿತಗೊಳಿಸುತ್ತಾರೆ. ಆದರೆ ವಿಭಿನ್ನ ಕಾರಣಗಳಿಂದ ಈ ವ್ಯಾಖ್ಯಾನವನ್ನು ಸೂಕ್ತವೆಂದು ಹೇಳುವಂತಿಲ್ಲ. ಮೊದಲನೆಯದಾಗಿ ಪವಿತ್ರ ಮಕ್ಕಾ ನಗರದಲ್ಲಿ ಅಶೂರಾ ಅಧ್ಯಾಯ ಅವತೀರ್ಣಗೊಂಡಾಗ ಹ.ಅಲೀ ಮತ್ತು ಫಾತಿಮಾರ(ರ) ವಿವಾಹವಾಗಿರಲಿಲ್ಲ. ಆದ್ದರಿಂದ ಅವರಿಗೆ ಸಂತಾನವಿರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅಲ್ಲದೆ ಅಬ್ದುಲ್ ಮುತ್ತಲಿಬ್ ಸಂತತಿಯಲ್ಲಿ ಎಲ್ಲರೂ ಪ್ರವಾದಿವರ್ಯರ(ಸ) ನೆರವಾಗುತ್ತಿರಲಿಲ್ಲ. ಕೆಲವರು ಬಹಿರಂಗವಾಗಿಯೇ ಶತ್ರುಗಳಿಗೆ ನೆರವಾಗುತ್ತಿದ್ದರು. ಅಬೂಲಹಬ್ ನ ಶತ್ರುತ್ವ ಸರ್ವವಿಧಿತ. ಪ್ರವಾದಿವರ್ಯರ(ಸ) ಕುಟುಂಬಸ್ಥರು ಅಬ್ದುಲ್ ಮುತ್ತಲಿಬ್ ಸಂತಾನ ಮಾತ್ರವಾಗಿರಲಿಲ್ಲ. ಅವರ ತಾಯಿ, ಅವರ ತಂದೆ, ಅವರ ಪತ್ನಿಯಾದ ಹ.ಖದೀಜಾರಿಂದಾಗಿ(ರ) ಕುರೈಶರ ಎಲ್ಲಾ ಮನೆತನದಲ್ಲಿ ಅವರ ಕುಟುಂಬ ಸಂಬಂಧವಿತ್ತು. ಈ ಎಲ್ಲಾ ಮನೆತನಗಳಲ್ಲಿ ಅವರ ಮಹಾ ಬೆಂಬಲಿಗರೂ ಇದ್ದರು, ಹಾಗೆಯೇ ಕಡು ವೈರಿಗಳೂ ಇದ್ದರು. ಈ ನಿಟ್ಟಿನಲ್ಲಿ ಅತ್ಯಂತ ಪ್ರಮುಖವಾದ ಇನ್ನೊಂದು ವಿಷಯವೂ ಇದೆ. ಪ್ರವಾದಿವರ್ಯರು(ಸ) ಯಾವ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅಲ್ಲಾಹನಡೆಗೆ ಕರೆಯುತ್ತಾರೋ ಆ ಉನ್ನತ ಸ್ಥಾನದಿಂದ ತಮ್ಮ ಮಹತ್ಕಾರ್ಯಕ್ಕೆ ಪ್ರತಿಯಾಗಿ ತಮ್ಮ ಕುಟುಂಬಸ್ಥರನ್ನು ಪ್ರೀತಿಸುವಂತೆ ಕೋರುವುದು ಅತ್ಯಂತ ಕುತ್ತಿತ ವಿಷಯವಾಗಿದೆ. ಅಲ್ಲಾಹನು ತನ್ನ ಪ್ರವಾದಿಗೆ ಇಂತಹ ಮಾತು ಕಲಿಸಿರಬಹುದು ಮತ್ತು ಪ್ರವಾದಿ ಕುರೈಶರ ಮುಂದೆ ನಿಂತುಕೊಂಡು ಈ ಮಾತು ಹೇಳಿರಬಹುದು ಎಂದು ಸತ್ ಸ್ವಭಾವದ ಯಾವ ವ್ಯಕ್ತಿಯೂ ಕಲ್ಪಿಸಲಾರ. ಅಲ್ಲದೆ ಈ ಮಾತಿನ ಸಂಬೋಧಿತರು ಸತ್ಯವಿಶ್ವಾಸಿಗಳಲ್ಲ, ಸತ್ಯನಿಷೇಧಿಗಳಾಗಿದ್ದಾರೆ. ಅವರನ್ನು ಸಂಬೋಧಿಸಿಯೇ ಈ ಉಪನ್ಯಾಸ ಮಾಡಲಾಗಿದೆ. ಮುಂದೆಯೂ ಅವರನ್ನೇ ಸಂಬೋಧಿಸಲಾಗಿದೆ. ಆದ್ದರಿಂದ ಇದು ಇನ್ನಷ್ಟು ಅಸಂಬದ್ಧವಾಗಿ ಕಂಡು ಬರುತ್ತದೆ. ಈ ವಾಕ್ಯರಣಿಯಲ್ಲಿ ವಿರೋಧಿಗಳಿಂದ ಯಾವುದೇ ರೀತಿಯ ಪ್ರತಿಫಲವನ್ನು ನಿರೀಕ್ಷಿಸುವ ಔಚಿತ್ಯವಾದರೂ ಏನಿದೆ? ತಮಗಾಗಿ ಮಾಡಲಾಗುತ್ತಿರುವ ಕೆಲಸದ ಬಗ್ಗೆ ಕಿಂಚಿತ್ತಾದರೂ ಬೆಲೆ ಕಲ್ಪಿಸುವವರೊಡನೆ ಮಾತ್ರ ಪ್ರತಿಫಲವನ್ನು ನಿರೀಕ್ಷಿಸಲು ಸಾಧ್ಯ.
10. ಅರ್ಥಾತ್- ಓ ಪ್ರವಾದಿಯೇ! ಅವರು ನಿಮ್ಮನ್ನೂ ಅವರ ಮಟ್ಟದ ವ್ಯಕ್ತಿಯೆಂದು ಭಾವಿಸುತ್ತಾರೆ. ಇವರು ತಮ್ಮ ಸ್ವಾರ್ಥಕ್ಕಾಗಿ ದೊಡ್ಡ ದೊಡ್ಡ ಸುಳ್ಳನ್ನು ಹೇಳಿಬಿಡುವಂತೆ ನೀವೂ ಸ್ವಾರ್ಥ ಸಾಧನೆಗಾಗಿ ಸುಳ್ಳು ಹೇಳುತ್ತಿರಬಹುದೆಂದು ಕಲ್ಪಿಸುತ್ತಾರೆ. ಅವರ ಹೃದಯಗಳಿಗೆ ಮುದ್ರೆಯೊತ್ತಿರುವಂತೆ ನಿಮ್ಮ ಹೃದಯಕ್ಕೆ ಮುದ್ರೆಯೊತ್ತದೆ ಇರುವುದು ಅಲ್ಲಾಹನ ಅನುಗ್ರಹವಾಗಿದೆ.

ಮೂಲಕ ಸತ್ಯವನ್ನು ಸತ್ಯವೆಂದು ಸಾಧಿಸಿ ತೋರಿಸುತ್ತಾನೆ. ನಿಶ್ಚಯವಾಗಿಯೂ ಅವನು ಹೃದಯಗಳಲ್ಲಿ ಅವಿತಿರುವ ರಹಸ್ಯಗಳನ್ನು ಬಲ್ಲನು.

25. ತನ್ನ ದಾಸರಿಂದ ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಪಾಪಗಳನ್ನು ಕ್ಷಮಿಸುವವನು ಅವನೇ. ವಸ್ತುತಃ ನಿಮ್ಮ ಕರ್ಮಗಳ ಅರಿವು ಅವನಿಗಿದೆ.

26. ಅವನು ಸತ್ಯವಿಶ್ವಾಸಿಗಳ ಹಾಗೂ ಸತ್ಕರ್ಮಗಳ ಪ್ರಾರ್ಥನೆ ಸ್ವೀಕರಿಸುತ್ತಾನೆ ಮತ್ತು ಅವರಿಗೆ ತನ್ನ ಅನುಗ್ರಹದಿಂದ ಇನ್ನಷ್ಟು ಹೆಚ್ಚು ನೀಡುತ್ತಾನೆ. ಇನ್ನು ಸತ್ಯನಿಷೇಧಿಗಳ ವಿಷಯ, ಅವರಿಗಂತೂ ಘೋರ ಯಾತನೆ ಕಾದಿದೆ.

27. ಅಲ್ಲಾಹನು ತನ್ನ ಎಲ್ಲ ದಾಸರಿಗೂ ವಿಶಾಲ ಜೀವನಾಧಾರ ಕೊಟ್ಟು ಬಿಡುತ್ತಿದ್ದರೆ, ಅವರು ಭೂಮಿಯಲ್ಲಿ ದಂಗೆ ಎದ್ದು ಬಿಡುತ್ತಿದ್ದರು. ಆದರೆ ಅವನು ಒಂದು ಪ್ರಮಾಣಕ್ಕನುಸಾರವಾಗಿ ತಾನಿಚ್ಛಿಸಿದಷ್ಟು ಇಳಿಸುತ್ತಾನೆ. ಖಂಡಿತವಾಗಿಯೂ ಅವನು ತನ್ನ ದಾಸರ ಬಗ್ಗೆ ತಿಳಿದಿರುವವನೂ ಅವರನ್ನು ನೋಡುತ್ತಿರುವವನೂ ಆಗಿರುವನು.

28. ಜನರು ನಿರಾಶರಾಗಿ ಬಿಟ್ಟು ಬಳಿಕ ಮಳೆಗರೆಯುವವನೂ ಮತ್ತು ತನ್ನ ಕೃಪೆಯನ್ನು ಹರಡುವವನೂ ಅವನೇ. ಪ್ರಶಂಸಾರ್ಹನಾದ ರಕ್ಷಕ ಮಿತ್ರನೂ ಅವನೇ.

29. ಭೂಮಿ - ಆಕಾಶಗಳ ಸೃಷ್ಟಿಯೂ ಅವನು ಇವೆರಡರಲ್ಲಿ ಹರಡಿಸಿರುವ ಈ ಜೀವಿಗಳೂ ಅವನ ನಿರ್ದರ್ಶನಗಳಲ್ಲಾಗಿವೆ. ತಾನಿಚ್ಛಿಸಿದಾಗ ಅವನು ಅವುಗಳನ್ನು ಒಟ್ಟುಗೂಡಿಸಬಲ್ಲನು.

30. ನಿಮಗೆ ಒದಗಿರುವ ಯಾವುದೇ ಸಂಕಷ್ಟವು ನಿಮ್ಮ ಕೈಗಳ ಗಳಿಕೆಯಿಂದಲೇ ಆಗಿದೆ.¹¹ ಅನೇಕ ಪಾಪಗಳನ್ನು ಅವನು ಹಾಗೆಯೇ ಕ್ಷಮಿಸಿ ಬಿಡುತ್ತಾನೆ.

31. ನೀವು ಭೂಮಿಯಲ್ಲಿ ಅವನನ್ನು ಸೋಲಿಸಬಲ್ಲವರಲ್ಲ ಮತ್ತು

إِنَّهُ عَلِيمٌ بِذَاتِ الصُّدُورِ ﴿١٥﴾

وَهُوَ الَّذِي يَقْبَلُ التَّوْبَةَ عَنْ عِبَادِهِ
وَيَعْفُو عَنِ السَّيِّئَاتِ وَيَعْلَمُ
مَا تَفْعَلُونَ ﴿١٦﴾

وَيَسْتَجِيبُ الَّذِينَ آمَنُوا وَعَمِلُوا
الصَّالِحَاتِ وَيَزِيدُهُمْ مِنْ فَضْلِهِ
وَكَفَرُونَ لَهُمْ عَذَابٌ شَدِيدٌ ﴿١٧﴾

وَكُوَبَسَطَ اللَّهُ الرِّزْقَ لِعِبَادِهِ لَبَغَوْا
فِي الْأَرْضِ وَلَكِنْ يُنَزِّلُ بِقَدَرٍ مَّا
يَشَاءُ إِنَّهُ بِعِبَادِهِ خَبِيرٌ بَصِيرٌ ﴿١٨﴾

وَهُوَ الَّذِي يُنَزِّلُ الْغَيْثَ مِنْ بَعْدِ
مَا قَنَطُوا وَيَنْشُرُ رَحْمَتَهُ وَهُوَ
الْوَلِيُّ الْحَمِيدُ ﴿١٩﴾

وَمِنْ آيَاتِهِ خَلْقُ السَّمَوَاتِ وَالْأَرْضِ
وَمَا بَثَّ فِيهِمَا مِنْ دَابَّةٍ وَهُوَ عَلَى
جَمْعِهِمْ إِذَا يَشَاءُ قَدِيرٌ ﴿٢٠﴾

وَمَا أَصَابَكُمْ مِنْ مُصِيبَةٍ فَبِمَا كَسَبَتْ
أَيْدِيكُمْ وَيَعْفُوا عَنْ كَثِيرٍ ﴿٢١﴾

وَمَا أَنْتُمْ بِمُعْجِزِينَ فِي الْأَرْضِ وَمَا

11. ಇದು ಆ ಕಾಲದಲ್ಲಿ ಮಕ್ಕಾದಲ್ಲಿ ಬಂದಿದ್ದ ಕ್ಷಾಮದ ಕಡೆಗಿರುವ ಸೂಚನೆ.

- ನಿಮಗೆ ಅಲ್ಲಾಹನ ವಿರುದ್ಧ ಯಾವುದೇ ಬೆಂಬಲಿಗನಾಗಲಿ ಸಹಾಯಕನಾಗಲಿ ಇಲ್ಲ.
32. ಸಮುದ್ರದಲ್ಲಿ ಪರ್ವತಗಳಂತೆ ತೋರುತ್ತಿರುವ ಈ ಹಡಗುಗಳು ಅವನ ನಿದರ್ಶನಗಳಲ್ಲಾಗಿವೆ.
33. ಅಲ್ಲಾಹನು ತಾನಿಚ್ಛಿಸಿದಾಗ ಗಾಳಿಯನ್ನು ಸ್ವಬ್ಬಗೊಳಿಸಬಲ್ಲನು ಮತ್ತು ಆಗ ಇವುಗಳು ಸಮುದ್ರದ ಬೆನ್ನ ಮೇಲೆ ನಿಂತಲ್ಲೇ ನಿಂತು ಬಿಡುವವು. ಅತ್ಯಂತ ಸಹನಶೀಲ ಹಾಗೂ ಕೃತಜ್ಞನಿಗೆ ಇದರಲ್ಲಿ ದೊಡ್ಡ ನಿದರ್ಶನಗಳಿವೆ-
34. ಅಥವಾ ಅವನು (ಆ ಹಡಗಿನಲ್ಲಿರುವ ಪ್ರಯಾಣಿಕರ) ಅನೇಕ ಪಾಪಗಳನ್ನು ಕ್ಷಮಿಸಿ ಅವರ ಕೆಲವೊಂದು ದುಷ್ಕೃತ್ಯಗಳ ಫಲವಾಗಿ ಅವರನ್ನು ಮುಳುಗಿಸಿ ಬಿಡಲೂಬಹುದು.
35. ಆಗ ನಮ್ಮ ನಿದರ್ಶನಗಳ ಕುರಿತು ಜಗಣಾಡುವವರಿಗೆ, ತಮಗೆಲ್ಲೂ ಅಭಯ ಸ್ಥಾನವಿಲ್ಲವೆಂದು ತಿಳಿದು ಬರುವುದು.
36. ನಿಮಗೆ ನೀಡಲಾಗಿರುವುದೆಲ್ಲವೂ ಕೇವಲ ಇಹಲೋಕದ ಕೆಲವೇ ದಿನಗಳ ಜೀವನ ಸಾಧನಗಳಾಗಿವೆ ಮತ್ತು ಅಲ್ಲಾಹನ ಬಳಿಯಲ್ಲಿರುವುದೆಲ್ಲ ಉತ್ತಮವೂ ಶಾಶ್ವತವೂ ಆಗಿರುತ್ತದೆ. ಅದು ಇರುವುದು ಸತ್ಯವಿಶ್ವಾಸಿಗಳಿಗಾಗಿ ಮತ್ತು ತಮ್ಮ ಪ್ರಭುವಿನ ಮೇಲೆ ಭರವಸೆ ಇಡುವವರಿಗಾಗಿ.
37. ಅವರು ದೊಡ್ಡ ದೊಡ್ಡ ಪಾಪಗಳಿಂದ ಮತ್ತು ಅಶ್ಲೀಲ ಕಾರ್ಯಗಳಿಂದ ದೂರವಿರುವವರೂ ಸಿಟ್ಟು ಬಂದಾಗ ಕ್ಷಮಿಸಿ ಬಿಡುವವರೂ ಆಗಿರುತ್ತಾರೆ.
38. ಅವರು ತಮ್ಮ ಪ್ರಭುವಿನ ಆಜ್ಞೆಗಳನ್ನು ಪಾಲಿಸುತ್ತಾರೆ, ನಮಾಝನ್ನು ಸಂಸ್ಥಾಪಿಸುತ್ತಾರೆ, ತಮ್ಮ ವ್ಯವಹಾರಗಳನ್ನು ಪರಸ್ಪರ ಸಮಾಲೋಚನೆಯಿಂದ ನಡೆಸುತ್ತಾರೆ, ನಾವು ಅವರಿಗೆ ಕೊಟ್ಟಿರುವ ಜೀವನಾಧಾರಗಳಿಂದ ಖರ್ಚು ಮಾಡುತ್ತಾರೆ-
39. ಮತ್ತು ಅವರ ಮೇಲೆ ಅತಿರೇಕವೆಸಗಲ್ಪಟ್ಟರೆ ಅದನ್ನು ಪ್ರತಿ ರೋಧಿಸುತ್ತಾರೆ.
- لَكُمْ مِنْ دُونِ اللَّهِ مِنْ وَلِيٍّ وَلَا نَصِيرٍ ﴿٣١﴾
- وَمِنْ آيَاتِهِ الْجَوَارِ فِي الْبَحْرِ كَالْأَعْلَامِ ﴿٣٢﴾
- إِنْ يَشَاءْ يُسْكِنِ الرِّيحَ فَيَظْلَلْنَ رَوَاكِدَ عَلَى ظَهْرِهِ إِنَّ فِي ذَلِكَ لَآيَاتٍ لِكُلِّ صَبَّارٍ شَكُورٍ ﴿٣٣﴾
- أَوْ يُوقِفَهُنَّ بِمَا كَسَبْنَ وَأَيُّكُمْ عَنْ كَثِيرٍ ﴿٣٤﴾
- وَيَعْلَمَ الَّذِينَ يُجَادِلُونَ فِي آيَاتِنَا مَا لَهُمْ مِنْ مَّحِيصٍ ﴿٣٥﴾
- فَمَا أَوْتَيْنَاهُمْ مِنْ شَيْءٍ فَمَتَّاعُ الْحَيَاةِ الدُّنْيَا وَمَا عِنْدَ اللَّهِ خَيْرٌ وَأَبْقَى لِلَّذِينَ آمَنُوا وَعَلَى رَبِّهِمْ يَتَوَكَّلُونَ ﴿٣٦﴾
- وَالَّذِينَ يَجْتَنِبُونَ كَبِيرَ الْإِثْمِ وَالْفَوَاحِشَ وَإِذَا مَا غَضِبُوا هُمْ يَغْفِرُونَ ﴿٣٧﴾
- وَالَّذِينَ اسْتَجَابُوا لِرَبِّهِمْ وَأَقَامُوا الصَّلَاةَ وَأَمْرُهُمْ شُورَى بَيْنَهُمْ وَمِمَّا رَزَقْنَاهُمْ يُنفِقُونَ ﴿٣٨﴾
- وَالَّذِينَ إِذَا أَصَابَهُمُ الْبَغْيُ هُمْ يَنْتَصِرُونَ ﴿٣٩﴾

40. ಕೆಡುಕಿನ ಪ್ರತಿಫಲ¹² ಅದಕ್ಕೆ ಸಮಾನವಾದ ಕೆಡುಕಾಗಿದೆ. ಇನ್ನು ಯಾರಾದರೂ ಕ್ಷಮಿಸಿಬಿಟ್ಟರೆ ಹಾಗೂ ಸುಧಾರಿಸಿಕೊಂಡರೆ ಅದರ ಪ್ರತಿಫಲದ ಹೊಣೆ ಅಲ್ಲಾಹನ ಮೇಲಿದೆ. ನಿಶ್ಚಯವಾಗಿಯೂ ಅವನು ಅಕ್ರಮಿಗಳನ್ನು ಮೆಚ್ಚುವುದಿಲ್ಲ.

وَجَزَاءُ سَيِّئَةٍ سَيِّئَةٌ مِّثْلُهَا فَمَنْ
عَفَا وَأَصْلَحَ فَأَجْرُهُ عَلَى اللَّهِ إِنَّهُ
لَا يُحِبُّ الظَّالِمِينَ ④

41. ತಮ್ಮ ಮೇಲೆ ಅಕ್ರಮವಾದ ಬಳಿಕ ಪ್ರತೀಕಾರವೆಸಗಿದವರನ್ನು ಆಕ್ಷೇಪಿಸಲಾಗದು.

وَلَمَنِ اتَّصَرَ بَعْدَ ظُلْمِهِ فَأُولَئِكَ
مَا عَلَيْهِمْ مِنْ سَبِيلٍ ⑤

42. ವಾಸ್ತವದಲ್ಲಿ ಇತರರ ಮೇಲೆ ಅಕ್ರಮವೆಸಗುವವರು ಮತ್ತು ಭೂಮಿಯಲ್ಲಿ ಅನ್ಯಾಯವಾಗಿ ಅತಿರೇಕವೆಸಗುವವರೇ ಆಕ್ಷೇಪಕ್ಕೆ ಅರ್ಹರು. ಇಂತಹವರಿಗೆ ವೇದನಾಯುಕ್ತ ಯಾತನೆ ಇದೆ.

إِنَّمَا السَّبِيلُ عَلَى الَّذِينَ يَظْلِمُونَ
النَّاسَ وَيَبْغُونَ فِي الْأَرْضِ بِغَيْرِ
الْحَقِّ أُولَئِكَ لَهُمْ عَذَابٌ أَلِيمٌ ⑥

43. ಆದರೆ ಯಾರಾದರೂ ಸಹನೆಯಿಂದ ವರ್ತಿಸಿದರೆ ಹಾಗೂ ಕ್ಷಮಿಸಿದರೆ ಇದೊಂದು ಮಹಾ ಸಾಹಸದ ಕಾರ್ಯಗಳಲ್ಲಾಗುವುದು.

وَلَمَنْ صَبَرَ وَغَفَرَ إِنَّ ذَلِكَ لَمِنْ
عَزْمِ الْأُمُورِ ⑦

44. ಯಾರನ್ನು ಅಲ್ಲಾಹನೇ ಪಥಭ್ರಷ್ಟಗೊಳಿಸಿ ಬಿಡುವನೋ ಅವನನ್ನು ರಕ್ಷಿಸಬಲ್ಲವರು ಅಲ್ಲಾಹನ ಹೊರತು ಬೇರಾರೂ ಇಲ್ಲ. ಈ ಅಕ್ರಮಿಗಳು ಯಾತನೆಯನ್ನು ಕಂಡಾಗ, ಇನ್ನು ಮರಳಿ ಹೋಗಲು ದಾರಿಯೇನಾದರೂ ಇದೆಯೇ? ಎಂದು ಹೇಳುವುದನ್ನು ನೀವು ಕಾಣುವಿರಿ.

وَمَنْ يُضِلِلِ اللَّهُ فَمَا لَهُ مِنْ وَرَائِيٍّ
مِّنْ بَعْدِهِ ⑧ وَتَرَى الظَّالِمِينَ لَكَ
رَأُؤًا أَوَّابٌ يَلْفُوفُونَ هَلْ إِلَى
مَرَّةٍ مِّنْ سَبِيلٍ ⑨

45. ಇವರು ನರಕ್ಕಾಗಿಯ ಮುಂದೆ ತರಲ್ಪಡುವಾಗ ಅವಮಾನಿತರಾಗಿ ತಲೆ ತಗ್ಗಿಸುತ್ತಿರುವುದನ್ನೂ ಅದನ್ನು ಕುಡಿನೋಟದೊಂದಿಗೆ ಕದ್ದು ನೋಡುವುದನ್ನೂ ನೀವು ಕಾಣುವಿರಿ. ಪುನರುತ್ಥಾನದ ಈ ದಿನ ತಮ್ಮನ್ನೂ ತಮ್ಮ ಸಂಬಂಧಿಕರನ್ನೂ ನಷ್ಟಕ್ಕೊಳಪಡಿಸಿಕೊಂಡವರೇ ನಿಜವಾದ ಹಾನಿಗೊಳಗಾದವರೆಂದು ಸತ್ಯವಿಶ್ವಾಸಿಗಳು ಆಗ ಹೇಳುವರು. ಎಚ್ಚರಿಕೆ! ಅಕ್ರಮಿಗಳು ಶಾಶ್ವತವಾದ ಯಾತನೆಯಲ್ಲಿರುವರು.

وَتَرَاهُمْ يُعْرَضُونَ عَلَيْهَا خَشِيعِينَ
مِنَ الدُّمَىٰ يَنْظُرُونَ مِنْ طَرْفٍ خَفِيٍّ ⑩
وَقَالَ الَّذِينَ آمَنُوا إِنَّ الْخٰسِرِينَ
الَّذِينَ خَسِرُوا أَنفُسَهُمْ وَأَهْلِيَهُمْ
يَوْمَ الْقِيٰمَةِ ⑪ أَلَا إِنَّ الظَّالِمِينَ فِي
عَذَابٍ مُّقْتَدِرٍ ⑫

46. ಅಲ್ಲಾಹನಿಗೆದುರಾಗಿ ಅವರ ಸಹಾಯಕ್ಕೆ ಬರಬಲ್ಲ ಯಾವ ರಕ್ಷಕರೂ ಅವರಿಗಿರಲಾರರು. ಅಲ್ಲಾಹನೇ ಯಾರನ್ನು ಪಥಭ್ರಷ್ಟಗೊಳಿಸಿರುವನೋ ಅವನ ಪಾಲಿಗೆ ರಕ್ಷಣೆಯ ಯಾವ ಮಾರ್ಗವೂ ಇಲ್ಲ.

وَمَا كَانَ لَهُمْ مِّنْ أَوْلِيَاءٍ يَّصُرُونَ لَهُمْ
مِّنْ دُونِ اللَّهِ وَمَنْ يُضِلِلِ اللَّهُ فَمَا
لَهُ مِنْ سَبِيلٍ ⑬

12. ಇಲ್ಲಿಂದ 43ನೆಯ ಸೂಕ್ತದ ಕೊನೆಯ ತನಕದ ವಚನಗಳು ಹಿಂದಿನ ಸೂಕ್ತದ ವಿವರಣೆಯಾಗಿವೆ.

47. ಯಾವ ದಿನದ ನಿವಾರಣೆಗೆ ಅಲ್ಲಾಹನು ಯಾವುದೇ ಅವಕಾಶ ವನ್ನಿಟ್ಟಿಲ್ಲವೋ ಆ ದಿನವು ಬರುವುದಕ್ಕೆ ಮುಂಚೆ ನಿಮ್ಮ ಪ್ರಭುವಿನ ಕರೆಗೆ 'ಓ'ಗೊಡಿರಿ. ಅಂದು ನಿಮಗಾಗಿ ಯಾವುದೇ ಅಭಯಸ್ಥಾನ ಇರಲಾರದು-

اسْتَجِيبُوا لِرَبِّكُمْ مِنْ قَبْلِ أَنْ يَأْتِيَ
يَوْمٌ لَا مَرَدَّ لَهُ مِنَ اللَّهِ مَا لَكُمْ
مِنْ مَلْجَأٍ يَوْمَئِذٍ وَمَا لَكُمْ مِنْ تَكْوِينٍ ⑬

48. ಮತ್ತು ನಿಮ್ಮ ಅವಸ್ಥೆಯನ್ನು ಬದಲಾಯಿಸಲು ಯತ್ನಿಸುವವನೂ ಯಾರೂ ಇರಲಾರನು.¹³ ಹೀಗಿದ್ದೂ ಇವರು ವಿಮುಖರಾದರೆ ಸಂದೇಶವಾಹಕರೇ, ನಾವು ನಿಮ್ಮನ್ನು ಇವರ ಕಾವಲುಗಾರನಾಗಿ ಯಂತು ಕಳುಹಿಸಿಲ್ಲ. ನಿಮ್ಮ ಮೇಲಂತೂ ವಿಷಯವನ್ನು ತಲುಪಿಸಿ ಬಿಡುವ ಹೊಣೆಗಾರಿಕೆ ಮಾತ್ರ ಇದೆ. ಮಾನವನ ಅವಸ್ಥೆಯೇನೆಂದರೆ, ನಾವು ಅವನಿಗೆ ನಮ್ಮ ಕೃಪೆಯ ಸವಿಯನ್ನು ಉಣಿಸಿದಾಗ ಅವನು ಅದರಿಂದ ಉಬ್ಬಿಕೊಳ್ಳುತ್ತಾನೆ. ಆದರೆ ಅವನು ಸ್ವತಃ ಮಾಡಿದ ಕರ್ಮಗಳ ಯಾವುದಾದರೂ ಫಲವು ಸಂಕಷ್ಟದ ರೂಪದಲ್ಲಿ ಅವನ ಮೇಲೆ ಎರಗಿ ಬಿಟ್ಟಾಗ ಅವನು ಮಹಾ ಕೃತಘ್ನನಾಗಿ ಬಿಡುತ್ತಾನೆ.

فَإِنْ أَعْرَضُوا فَأَنْرَسَلْنَاكَ عَلَيْهِمْ
حَفِيظًا إِنْ عَلَيْكَ إِلَّا الْبَلَاغُ وَإِنَّا
إِذَا أَذَقْنَا الْإِنْسَانَ مِنَّا رَحْمَةً فَحَرَحَ
بِهَا ۗ وَإِنْ نَصَبْنَاهُمْ سَبَكَةً يَبْأَقَدَّمَتْ
أَيْدِيهِمْ فَإِنَّ الْإِنْسَانَ كَقَفُورٍ ⑭

49. ಅಲ್ಲಾಹನು ಭೂಮಿ-ಆಕಾಶಗಳ ಪ್ರಭುತ್ವದ ಒಡೆಯನು. ತಾನಿಚ್ಛಿಸಿದ್ದನ್ನು ಅವನು ಸೃಷ್ಟಿಸುತ್ತಾನೆ, ತಾನಿಚ್ಛಿಸಿದವರಿಗೆ ಹೆಣ್ಣು ಮಕ್ಕಳನ್ನು ಕೊಡುತ್ತಾನೆ, ತಾನಿಚ್ಛಿಸಿದವರಿಗೆ ಗಂಡು ಮಕ್ಕಳನ್ನು ಕೊಡುತ್ತಾನೆ,

لِلَّهِ مُلْكُ السَّمَوَاتِ وَالْأَرْضِ يُخْلِقُ
مَا يَشَاءُ ط يَهَبُ لِمَنْ يَشَاءُ إِنَّا ثَنَاءٌ
وَيَهَبُ لِمَنْ يَشَاءُ الدُّكُورَ ⑮

50. ತಾನಿಚ್ಛಿಸಿದವರಿಗೆ ಗಂಡು-ಹೆಣ್ಣುಗಳೆರಡನ್ನೂ ಸೇರಿಸಿ ಕೊಡುತ್ತಾನೆ, ತಾನಿಚ್ಛಿಸಿದವರನ್ನು ಬಂಜೆಯಾಗಿ ಮಾಡುತ್ತಾನೆ. ಅವನು ಸರ್ವಜ್ಞನೂ ಸರ್ವ ಸಮರ್ಥನೂ ಆಗಿರುತ್ತಾನೆ.

أَوْ يُزَوِّجُهُمْ ذُكْرَانًا وَإِنثَاءً وَ
يَجْعَلُ مَنْ يَشَاءُ عَقِيمًا ۗ إِنَّهُ
عَلِيمٌ قَدِيرٌ ⑯

51. ಯಾವ ದಾಸನೂ ಅಲ್ಲಾಹನು ಅವನ ಜೊತೆ ಮುಖಾಮುಖಿ ಮಾತನಾಡುವಷ್ಟು ಸ್ಥಾನಮಾನವುಳ್ಳವನಲ್ಲ. ಅವನ ಮಾತು 'ವಹ್ಯ'ನ (ಸೂಚನೆ) ರೂಪದಲ್ಲಿರುತ್ತದೆ¹⁴ ಅಥವಾ ತೆರೆಯಮರೆ ಯಿಂದಾಗಿರುತ್ತದೆ¹⁵ ಅಥವಾ ಅವನು ಯಾರಾದರೂ ದೂತ

وَمَا كَانَ لِبَشَرٍ أَنْ يُكَلِّمَهُ اللَّهُ إِلَّا
وَحْيًا أَوْ مِنْ وَرَاءِ حِجَابٍ أَوْ يُرْسِلَ
رَسُولًا فَيُوحِي بآذَانِهِ مَا يَشَاءُ ۗ إِنَّهُ

13. ಮೂಲದಲ್ಲಿ 'ಮಾಲಕುಮ್ ಮಿನ್ನಕೀರ್' ಎಂಬ ಪದ ಪ್ರಯೋಗವಾಗಿದೆ. ಈ ಉದ್ಧರಣೆಗೆ ಇತರ ಅನೇಕ ವಿವರಣೆಗಳಿರಲು ಸಾಧ್ಯವಿದೆ. ಮೊದಲನೆಯದಾಗಿ ನೀವು ನಿಮ್ಮ ಕೃತ್ಯಗಳ ಪೈಕಿ ಯಾವುದನ್ನೂ ನಿರಾಕರಿಸಲಾರಿರಿ. ಎರಡನೆಯದಾಗಿ ನೀವು ವೇಷ ಬದಲಿಸಿಕೊಂಡು ಎಲ್ಲೂ ಅಡಗಲಾರಿರಿ. ಮೂರನೆಯದಾಗಿ ನಿಮ್ಮೊಡನೆ ಮಾಡಲಾಗುವ ಯಾವುದೇ ವರ್ತನೆಗೆ ನೀವು ಪ್ರತಿಭಟನೆ ಅಥವಾ ಅಸಮಾಧಾನ ವ್ಯಕ್ತಪಡಿಸಲಾರಿರಿ. ನಾಲ್ಕನೆಯದಾಗಿ ಯಾವ ಪರಿಸ್ಥಿತಿಯಲ್ಲಿ ನಿಮ್ಮನ್ನು ಸಿಲುಕಿಸಲಾಗಿದೆಯೋ ಅದನ್ನು ನೀವು ಬದಲಿಸಲಾರಿರಿ.

14. ಇಲ್ಲಿ 'ವಹ್ಯ'ಯೆಂದರೆ ದಿವ್ಯಜ್ಞಾನ, ಜ್ಞಾನೋದಯ, ಮನಸ್ಸಿನಲ್ಲಿ ವಿಷಯ ಹೊಳೆಯುವಂತೆ ಮಾಡುವುದು, ಹ. ಇಬ್ಬರಾಹೀಮ್ ಮತ್ತು ಹ. ಯೂಸುಫ್‌ರಿಗೆ(ಅ) ತೋರಿಸಲಾದಂತೆ ಕನಸಿನಲ್ಲಿ ಯಾವುದನ್ನಾದರೂ ತೋರಿಸುವುದು ಇತ್ಯಾದಿಗಳಾಗಿವೆ.

15. ಅರ್ಥಾತ್- ದಾಸ ಒಂದು ಶಬ್ದ ಕೇಳುತ್ತಾನೆ. ಆದರೆ ಹೇಳುವವರು ಅವನಿಗೆ ಗೋಚರಿಸುವುದಿಲ್ಲ. ಮೂಸಾರಿಗೆ(ಅ) ಹೀಗೆಯೇ ತೂರ್

(ದೇವಚರ)ನನ್ನು ಕಳುಹಿಸುತ್ತಾನೆ ಮತ್ತು ಆ ದೂತನು ಅವನ ಆದೇಶದಂತೆ ಅವನು ಬಯಸಿದ್ದನ್ನು 'ವಹ್ಯ' ಮಾಡುತ್ತಾನೆ.¹⁶ ಅವನು ಮಹೋನ್ನತನೂ ಮಹಾಯುಕ್ತಿವಂತನೂ ಆಗಿರುತ್ತಾನೆ-

عَلَىٰ حَكِيمٍ ﴿٥١﴾

52. ಮತ್ತು ಇದೇ ರೀತಿಯಲ್ಲಿ (ಸಂದೇಶವಾಹಕರೇ) ನಾವು ನಮ್ಮ ಅಪ್ಪಣೆಯಿಂದ ಒಂದು 'ರೂಹ'ನ್ನು ನಿಮ್ಮ ಕಡೆಗೆ ವಹ್ಯ ಮಾಡಿರುತ್ತೇವೆ.¹⁷ ಗ್ರಂಥವೆಂದರೆ ಏನೆಂದೂ ಸತ್ಯವಿಶ್ವಾಸ ಎಂದರೆ ಏನೆಂದೂ ನಿಮಗೆ ಗೊತ್ತಿರಲಿಲ್ಲ. ಆದರೆ ಆ 'ರೂಹ'ನ್ನು ನಾವು ಒಂದು ಪ್ರಕಾಶವಾಗಿ ಮಾಡಿದೆವು. ಆ ಮೂಲಕ ನಾವು ನಮ್ಮ ದಾಸರ ಪೈಕಿ ನಾವಿಚ್ಛಿಸುವವರಿಗೆ ದಾರಿ ತೋರಿಸುತ್ತೇವೆ. ನಿಸ್ಸಂದೇಹವಾಗಿಯೂ ನೀವು ನೇರ ಮಾರ್ಗದ ಕಡೆಗೆ ಮಾರ್ಗದರ್ಶನ ಮಾಡಿಸುತ್ತಿರುವಿರಿ-

وَكَذَلِكَ أَوْحَيْنَا إِلَيْكَ رُوحًا مِّنْ أَمْرِنَا ۗ مَا كُنْتَ تَدْرِي مَا الْكِتَابُ وَلَا الْإِيمَانُ وَلَكِنْ جَعَلْنَاهُ نُورًا ۗ نَهْدِي بِهِ لِمَنْ يَشَاءُ مِنْ عِبَادِنَا ۗ وَإِنَّكَ لَتَهْتَدِي إِلَىٰ صِرَاطٍ مُّسْتَقِيمٍ ﴿٥٢﴾


53. ಭೂಮಿ-ಆಕಾಶಗಳಲ್ಲಿರುವ ಪ್ರತಿಯೊಂದು ವಸ್ತುವಿನ ಒಡೆಯನಾಗಿರುವ ಅಲ್ಲಾಹನ ಮಾರ್ಗದರ್ಶಕೆ. ಎಚ್ಚರಿಕೆ! ಎಲ್ಲ ವಿಷಯಗಳೂ ಕೊನೆಗೆ ಅಲ್ಲಾಹನಡೆಗೇ ಮರಳುತ್ತವೆ.

صِرَاطِ اللَّهِ الَّذِي لَهُ مَا فِي السَّمٰوٰتِ وَمَا فِي الْاَرْضِ ۗ اِلٰى اللَّهِ تُصِیْرُ الْاُمُورِ ﴿٥٣﴾

ಪರ್ವತದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆ ಒಂದು ಶಬ್ದ ಕೇಳಿಸಿತು. ಆದರೆ ಹೇಳುವವನು ಅವರ ದೃಷ್ಟಿಯಿಂದ ಮರೆಯಾಗಿದ್ದನು.

16. ಇದು ಎಲ್ಲಾ ದಿವ್ಯಗ್ರಂಥಗಳನ್ನು ಪ್ರವಾದಿಗಳಿಗೆ ತಲಪಿಸಲಾದಂತಹ 'ವಹ್ಯ'ಯ ಪ್ರಕಾರವಾಗಿದೆ.

17. ಇದೇ ರೀತಿಯಲ್ಲಿ ಎಂದರೆ ಕೊನೆಯ ವಿಧಾನದಂತೆ ಎಂದಲ್ಲ. ಬದಲಾಗಿ ಮೇಲಿನ ಸೂಕ್ತದಲ್ಲಿ ಪ್ರಸ್ತಾಪಿಸಲಾಗಿರುವ ಮೂರೂ ವಿಧಾನದಂತೆ ಎಂದಾಗಿದೆ. 'ರೂಹ್' ಎಂದರೆ 'ದಿವ್ಯವಾಣಿ' ಅಥವಾ ದಿವ್ಯವಾಣಿಯ ಮೂಲಕ ಪ್ರವಾದಿವರ್ಯರಿಗೆ(ಸ) ನೀಡಲಾದ ಬೋಧನೆ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಹಾವಿಮಾಂ.

حَمْدًا

2. ಈ ಸುಸ್ವಪ್ನ ಗ್ರಂಥದಾಣೆ-

وَالْكِتَابِ الْمُبِينِ

3. ನೀವು ಇದನ್ನು ಗ್ರಹಿಸಿಕೊಳ್ಳಲಿಕ್ಕಾಗಿ ನಾವು ಇದನ್ನು ಅರಬೀ ಭಾಷೆಯ ಕುರ್ಆನನ್ನಾಗಿ ಮಾಡಿರುತ್ತೇವೆ.¹

إِنَّا جَعَلْنَاهُ قُرْآنًا عَرَبِيًّا لَعَلَّكُمْ تَعْقِلُونَ

4. ವಾಸ್ತವದಲ್ಲಿ ಇದು 'ಉಮ್ಮುಲ್ ಕಿತಾಬ್'(ಮಾತೃ ಗ್ರಂಥ)ನಲ್ಲಿ ಲಿಖಿತವಿದೆ.² ನಮ್ಮಲ್ಲಿ ಅತ್ಯುನ್ನತ ಸ್ಥಾನವು ಮತ್ತು ಯುಕ್ತಿಭರಿತ ಗ್ರಂಥ.

وَإِنَّهُ فِي أُمِّ الْكِتَابِ لَدَيْنَا لَعَلَّيْ حَكِيمٌ

5. ನೀವು ಮಿತಿ ಮೀರಿದವರಾಗಿರುವ ಮಾತೃಕ್ಕೆ ನಾವು ಬೇಸರಗೊಂಡು ಈ ಬೋಧನೆಯನ್ನು ನಿಮ್ಮಲ್ಲಿಗೆ ಕಳುಹಿಸಿ ಕೊಡುವುದನ್ನು ಬಿಟ್ಟುಬಿಡಬೇಕೇ?

أَفَنَضْرِبُ عَنْكُمْ الذِّكْرَ صَفْحًا أَنْ كُنْتُمْ قَوْمًا مُّسْرِفِينَ

6. ಗತ ಜನಾಂಗಗಳಲ್ಲೂ ನಾವು ಆಗಾಗ ಪ್ರವಾದಿಗಳನ್ನು ಕಳುಹಿಸಿರುತ್ತೇವೆ.

وَكَمْ أَرْسَلْنَا مِنْ نَبِيِّ فِي الْأَوَّلِينَ

7. ಅವರ ಬಳಿಗೆ ಬಂದ ಯಾವ ಪ್ರವಾದಿಯನ್ನೂ ಅವರು ಅಪಹಾಸ್ಯ ಮಾಡದೆ ಬಿಟ್ಟಿದ್ದಿಲ್ಲ.

وَمَا يَأْتِيهِمْ مِنْ نَبِيٍّ إِلَّا كَانُوا بِهِ يَسْتَهْزِئُونَ

1. ಈ ಗ್ರಂಥದ ಕರ್ತೃ 'ನಾವಾಗಿದ್ದೇವೆ', ಮುಹಮ್ಮದ್(ಸ) ಎಂದು ಕುರ್ಆನಿನ ಆಣೆ ಹಾಕಲಾಗಿದೆ. ಇದು 'ಸುಸ್ವಪ್ನ ಗ್ರಂಥ' ಎಂಬ ಕುರ್ಆನಿನ ಗುಣವಿಶೇಷತೆಯನ್ನು ಆಣೆ ಹಾಕಲು ಆರಿಸಲಾಗಿದೆ. ಈ ಗುಣವಿಶೇಷತೆಯೊಂದಿಗೆ 'ಕುರ್ಆನ್ ದಿವ್ಯವಾಣಿ'ಯಾಗಿದೆ ಎಂದು ಸ್ವತಃ ಆ ಗ್ರಂಥವೇ ಆಣೆ ಹಾಕುತ್ತಿದೆ. ಆ ಮೂಲಕ ಅದು ಸಾರುತ್ತಿರುವುದೇನೆಂದರೆ, "ಜನರೇ! ಈ ಸುಸ್ವಪ್ನ ಗ್ರಂಥ ನಿಮ್ಮ ಮುಂದೆ ಇದೆ. ಅದನ್ನು ಕಣ್ಣೆರೆದು ನೋಡಿರಿ. ಅದರ ವಿಷಯಗಳು, ಬೋಧನೆಗಳು, ಭಾಷೆ ಇತ್ಯಾದಿಗಳೆಲ್ಲವೂ ಈ ಗ್ರಂಥದ ಕರ್ತೃ ವಿಶ್ವದೊಡೆಯನಲ್ಲದೆ ಬೇರಾರೂ ಅಲ್ಲ ಎಂಬ ವಾಸ್ತವಿಕತೆಯನ್ನು ದೃಢೀಕರಿಸುತ್ತಿವೆ.

2. 'ಉಮ್ಮುಲ್ ಕಿತಾಬ್' ಎಂದರೆ ಮೂಲಗ್ರಂಥ. ಅರ್ಥಾತ್ ಸಮಸ್ತ ಪ್ರವಾದಿಗಳ(ಅ) ಮೇಲೆ ಅವತೀರ್ಣಗೊಂಡ ಗ್ರಂಥಗಳಿಗೆ ಮೂಲಾಧಾರವಾದ

8. ಇವರಿಗಿಂತ ಅದೆಷ್ಟೋ ಅಧಿಕ ಬಲಶಾಲಿಗಳಾಗಿದ್ದವರನ್ನು ನಾವು ನಾಶಗೊಳಿಸಿ ಬಿಟ್ಟೆವು. ಗತ ಜನಾಂಗಗಳ ಉದಾಹರಣೆಗಳು ಗತಿಸಿ ಹೋಗಿವೆ.

فَاَهْلَكْنَا أَشَدَّ مِنْهُمْ بَطْشًا وَ مَضَىٰ
مَثَلُ الْآوَلِينَ ①

9. ಭೂಮಿ-ಆಕಾಶಗಳನ್ನು ಸೃಷ್ಟಿಸಿದವನಾರೆಂದು ನೀವು ಇವರೊಡನೆ ಕೇಳಿದರೆ, ಅವುಗಳನ್ನು ಪ್ರಬಲನೂ ಸರ್ವಜ್ಞನೂ ಆದವನು ಸೃಷ್ಟಿಸಿದನೆಂದು ಇವರು ಹೇಳುವರು.

وَلَكِنْ سَأَلْتَهُمْ مَنْ خَلَقَ السَّمَوَاتِ
وَ الْأَرْضَ لَيَقُولُنَّ خَلَقَهُنَّ الْعَزِيزُ الْعَلِيمُ ②

10. ನಿಮಗಾಗಿ ಈ ಭೂಮಿಯನ್ನು ತೊಟ್ಟಿಲಾಗಿ ಮಾಡಿದವನು ಮತ್ತು ನಿಮಗೆ ಗುರಿ ಮುಟ್ಟುವಂತಾಗಲು ನಿಮಗಾಗಿ ಮಾರ್ಗಗಳನ್ನು ಮಾಡಿದವನೂ ಅವನೇ.³

الَّذِي جَعَلَ لَكُمُ الْأَرْضَ مَهْدًا وَ جَعَلَ
لَكُمْ فِيهَا سُبُلًا لَعَلَّكُمْ تَهْتَدُونَ ③

11. ಅವನು ಆಕಾಶದಿಂದ ಒಂದು ನಿಶ್ಚಿತ ಪ್ರಮಾಣದಲ್ಲಿ ನೀರನ್ನು ಸುರಿಸಿದನು ಮತ್ತು ನಾವು ಅದರ ಮೂಲಕ ಮೃತ ಭೂಮಿಯನ್ನು ಜೀವಂತಗೊಳಿಸಿದೆವು. ಇದೇ ರೀತಿಯಲ್ಲಿ ಒಂದು ದಿನ ನೀವು ಭೂಮಿಯಿಂದ ಹೊರತರಲ್ಪಡುವಿರಿ.

وَ الَّذِي نَزَّلَ مِنَ السَّمَاءِ مَاءً يَقْدَرُ
فَأَنْشُرْنَا بِهِ بَلْدَةً مَيْتًا كَذَلِكَ تُخْرَجُونَ ④

12. ಇವೆಲ್ಲ ಜೋಡಿಗಳನ್ನು ಸೃಷ್ಟಿಸಿದವನು ಅವನೇ ಮತ್ತು ಅವನೇ ನಿಮಗಾಗಿ ನಾವೆಗಳನ್ನೂ ಪ್ರಾಣಿಗಳನ್ನೂ ವಾಹನಗಳಾಗಿ ಮಾಡಿದನು.

وَ الَّذِي خَلَقَ الْأَزْوَاجَ كُلَّهَا وَ جَعَلَ لَكُمْ
مِنْ أَلْفِكَ وَالْإِنْعَامِ مَا تَرْكَبُونَ ⑤

13. (ಇದು) ನೀವು ಅವುಗಳ ಬೆನ್ನ ಮೇಲೆ ಸವಾರಿ ಮಾಡುವಂತಾಗಲಿ ಕ್ಯಾಗಿ ಮತ್ತು ಅವುಗಳ ಮೇಲೆ ಕುಳಿತಾಗ, ನಿಮ್ಮ ಪ್ರಭುವಿನ ಉಪಕಾರವನ್ನು ಸ್ಮರಿಸುತ್ತಾ, ಹೀಗೆ ಹೇಳುವಂತಾಗಲಿಕ್ಕಾಗಿ, "ಇವುಗಳನ್ನು ನಮಗಾಗಿ ನಿಯಂತ್ರಿಸಿ ಕೊಟ್ಟವನು ಪರಮ ಪಾವನನು. ಅನ್ಯಥಾ ನಾವು ಇವುಗಳನ್ನು ಹತೋಟಿಗೆ ತರಲು ಶಕ್ತರಾಗಿರಲಿಲ್ಲ -

لَسْتُمْ عَلَىٰ ظُهُورِهِمْ ذُرِّيَةً تُدْرِكُونَ أَعْيُنَ
رَبِّكُمْ إِذَا اسْتَوَيْتُمْ عَلَيْهِ وَ تَقُولُوا
سُبْحٰنَ الَّذِي سَخَّرَ لَنَا هٰذَا وَ مَا
كُنَّا لَهُ مُقْرِنِينَ ⑥

14. ಮತ್ತು ನಮಗೊಂದು ದಿನ ನಮ್ಮ ಪ್ರಭುವಿನ ಕಡೆಗೆ ಮರಳಲಿಕ್ಕಿದೆ."

وَ إِنَّا إِلَىٰ رَبِّنَا لَمُنْقَلِبُونَ ⑦

ಗ್ರಂಥ. ಇದಕ್ಕೆ ಬುರೂಜ್ ಅಧ್ಯಾಯದಲ್ಲಿ 'ಲೌಹಿನ್ ಮಹ್‌ಪೂರ್ಯಾ' ಎಂಬ ಪದ ಬಳಕೆಯಾಗಿದೆ. ಅರ್ಥಾತ್ ಬರೆದದ್ದನ್ನು ಅಳಿಸಲಾಗದ ಮತ್ತು ಎಲ್ಲಾ ವಿಧದ ಹಸ್ತಕ್ಷೇಪಗಳಿಂದ ಸುರಕ್ಷಿತವಾದ ಗ್ರಂಥ.

3. ಪರ್ವತಗಳ ನಡು-ನಡುವೆ ಇರುವ ಕಣಿವೆಗಳು. ಗುಡ್ಡಗಾಡು ಮತ್ತು ಬಯಲು ಪ್ರದೇಶದಲ್ಲಿ ಹರಿಯುವ ನದಿಗಳೆಲ್ಲವೂ ಅಲ್ಲಾಹನು ಭೂಮುಖದಲ್ಲಿ ಮಾಡಿರುವ ನೈಸರ್ಗಿಕ ದಾರಿಗಳಾಗಿವೆ. ಅವುಗಳ ನೆರವಿನಿಂದ ಮಾನವ ಭೂಮಿಯಾದ್ಯಂತ ಹರಡಿದ್ದಾನೆ. ಭೂಮುಖವನ್ನು ಸಮಾನ ರೀತಿಯಲ್ಲಿರಿಸದೆ ಅದರಲ್ಲಿ ತರತರದ ವಿವಿಧತೆಯ ಕುರುಹುಗಳನ್ನಿರಿಸಿರುವುದೂ ಅಲ್ಲಾಹನ ಅನುಗ್ರಹವಾಗಿದೆ. ಅವುಗಳ ಆಧಾರದಲ್ಲಿ ಮಾನವ ವಿಭಿನ್ನ ಪ್ರದೇಶಗಳನ್ನು ಗುರುತಿಸುತ್ತಾನೆ ಹಾಗೂ ಎರಡು ಪ್ರದೇಶಗಳ ನಡುವಿನ ವ್ಯತ್ಯಾಸವನ್ನು ಮನಗಾಣುತ್ತಾನೆ.

15. (ಇದನ್ನೆಲ್ಲ ತಿಳಿದಿರುತ್ತ) ಇವರು ಅವನ ದಾಸರಲ್ಲಿ ಕೆಲವರನ್ನು ಅವನ ಅಂಗವಾಗಿ ಮಾಡಿ ಬಿಟ್ಟರು. ವಾಸ್ತವದಲ್ಲಿ ಮಾನವನು ಪ್ರತ್ಯಕ್ಷ ಕೃತಘ್ನನಾಗಿರುತ್ತಾನೆ.

وَجَعَلُوا لَهُ مِنْ عِبَادِهِ جُزْءًا مِّنَ
الْإِنْسَانِ لَكُمُوهٖ مَبِينٌ ﴿١٥﴾

16. ಅಲ್ಲಾಹನು ತನ್ನ ಸೃಷ್ಟಿಯಿಂದ ತನಗಾಗಿ ಪುತ್ರಿಯರನ್ನು ಆಯ್ದುಕೊಂಡು ನಿಮಗೆ ಪುತ್ರರನ್ನು ಪ್ರದಾನ ಮಾಡಿರುವನೇ?

أَمْ اتَّخَذَ مِمَّا يَخْلُقُ بَدَنًا وَأَصْفَكُمْ
بِالْبَنِينَ ﴿١٦﴾

17. ಇವರು ಯಾವ ಸಂತತಿಯನ್ನು ರಹ್ಮಾನನದೆಂದು (ಅಲ್ಲಾಹನ ದೇಂದು) ಹೇಳುತ್ತಾರೋ ಅದರ ಜನನದ ಸುವಾರ್ತೆಯನ್ನು ಸ್ವತಃ ಇವರ ಪೈಕಿ ಯಾರಿಗಾದರೂ ನೀಡಲಾದಾಗ ಅವನ ಮುಖ ಕಪ್ಪಿಡುತ್ತದೆ ಮತ್ತು ಅವನು ದುಃಖಿತಪ್ಪನಾಗಿ ಬಿಡುತ್ತಾನೆ.

وَإِذَا بُشِّرَ أَحَدُهُمْ بِمَا ضَرَبَ
لِلرَّحْمَنِ مَثَلًا ظَلَّ وَجْهُهُ مُسْوَدًّا
وَهُوَ كَظِيمٌ ﴿١٧﴾

18. ಅಲ್ಲಾಹನ ಪಾಲಿಗೆ ಆಭರಣಗಳಲ್ಲಿ ಸಾಕಲ್ಪಡುವ ಹಾಗೂ ವಾದ-ವಿವಾದದಲ್ಲಿ ತನ್ನ ಮನದಿಂಗಿತವನ್ನು ಚೆನ್ನಾಗಿ ವ್ಯಕ್ತಗೊಳಿಸಲಿಕ್ಕೂ ಸಾಧ್ಯವಾಗದ ಸಂತತಿ ಬಂದಿತೇ?

أَوْ مَنْ يُنشِئُ فِي الْحَيَاةِ وَهُوَ فِي
الْخِصَامِ غَيْرُ مُبِينٍ ﴿١٨﴾

19. ಇವರು ರಹ್ಮಾನನ ಆಪ್ತ ದಾಸರಾಗಿರುವ ದೇವಚರರನ್ನು ಸ್ತ್ರೀಯರೆಂದು ಪರಿಗಣಿಸಿಕೊಂಡರು. ಅವರ ಶರೀರ ರಚನೆಯನ್ನು ಇವರು ಕಂಡಿದ್ದಾರೆಯೇ? ಇವರ ಸಾಕ್ಷಿಯನ್ನು ಬರೆದಿರಿಸಿಕೊಳ್ಳಲಾಗುವುದು ಮತ್ತು ಇವರು ಇದಕ್ಕೆ ಉತ್ತರ ಕೊಡಬೇಕಾಗುವುದು.

وَجَعَلُوا الْمَلَائِكَةَ الَّذِينَ هُمْ عِبَادُ
الرَّحْمَنِ إِنَاثًا أَشْهَدًا وَخَلَقَهُمْ
سَتَاتِبُ شَهَادَتُهُمْ وَيُسْكَوْنَ ﴿١٩﴾

20. "(ನಾವು ಅವರನ್ನು ಆರಾಧಿಸಬಾರದೆಂದು) ರಹ್ಮಾನನು ಇಚ್ಛಿಸುತ್ತಿದ್ದರೆ ನಾವೆಂದೂ ಅವರನ್ನು ಆರಾಧಿಸುತ್ತಿರಲಿಲ್ಲ" ಎಂದು ಅವರು ಹೇಳುತ್ತಾರೆ.⁴ ಇವರಿಗೆ ಇದರ ವಾಸ್ತವಿಕತೆ ಸ್ವಲ್ಪವೂ ತಿಳಿದಿಲ್ಲ. ಇವರು ಕೇವಲ ಊಹಿಸುತ್ತಿದ್ದಾರಷ್ಟೆ.

وَقَالُوا لَوْ شَاءَ الرَّحْمَنُ مَا عَبَدْنَاهُمْ
مَا لَهُمْ بِدِينِكَ مِنْ عِلْمٍ إِنْ هُمْ
إِلَّا يَخْرُصُونَ ﴿٢٠﴾

21. (ದೇವಚರರನ್ನು ಆರಾಧಿಸುವ ಈ ಕೃತ್ಯಕ್ಕೆ ಆಧಾರವಾಗಿ) ಯಾವುದಾದರೂ ಗ್ರಂಥವನ್ನು ನಾವು ಇವರಿಗೆ ನೀಡಿದ್ದುಂಟೇ?

أَمْ آتَيْنَاهُمْ كِتَابًا مِنْ قَبْلِهِ فَهُمْ
بِهِ مُسْتَسْكُونَ ﴿٢١﴾

22. ಇಲ್ಲ, ವಾಸ್ತವದಲ್ಲಿ ಇವರು ನಮ್ಮ ಪೂರ್ವಜರು ಒಂದು

بَلْ قَالُوا إِنَّا وَجَدْنَا آبَاءَنَا عَلَىٰ

4. ಹೀಗೆ ಅವರು ತಮ್ಮ ಪಥಭ್ರಷ್ಟತೆಯನ್ನು ಅದೃಷ್ಟದ ಆಧಾರದಲ್ಲಿ ಸಮರ್ಥಿಸುತ್ತಿದ್ದರು. ಎಲ್ಲಾ ಕಾಲಗಳಲ್ಲೂ ದುಷ್ಟತೃವೆಸಗುವವರ ಧೋರಣೆ ಇದುವೇ ಆಗಿತ್ತು.

- ಪದ್ಧತಿಯಲ್ಲಿದ್ದುದಾಗಿ ನಾವು ಕಂಡಿದ್ದೇವೆ ಮತ್ತು ನಾವು ಅವರ ಹೆಚ್ಚೆ ಗುರುತುಗಳನ್ನೇ ಅನುಸರಿಸುತ್ತೇವೆ ಎಂದು ಹೇಳುತ್ತಾರೆ.
23. ಈ ರೀತಿ ನಿಮಗಿಂತ ಮುಂಚೆ ನಾವು ಎಚ್ಚರಿಕೆ ನೀಡುವವರನ್ನು ಕಳುಹಿಸಿದ ಪ್ರತಿಯೊಂದು ನಾಡಿನಲ್ಲೂ ಅದರ ಅನುಕೂಲಸ್ಥ ಜನರು, "ನಮ್ಮ ಪೂರ್ವಜರು ಒಂದು ಪದ್ಧತಿಯಲ್ಲಿದ್ದುದಾಗಿ ನಾವು ಕಂಡಿದ್ದೇವೆ ಮತ್ತು ನಾವು ಅವರ ಹೆಚ್ಚೆ ಗುರುತುಗಳನ್ನೇ ಅನುಸರಿಸುತ್ತೇವೆ" ಎಂದೇ ಹೇಳಿದ್ದರು.
24. ಪ್ರತಿಯೊಬ್ಬ ಪ್ರವಾದಿಯೂ ಅವರೊಡನೆ, "ನೀವು ನಿಮ್ಮ ಪೂರ್ವಜರನ್ನು ಕಂಡಿದ್ದ ಆ ಮಾರ್ಗಕ್ಕಿಂತ ಹೆಚ್ಚು ಸರಿಯಾದ ಮಾರ್ಗವನ್ನು ನಾನು ನಿಮಗೆ ತೋರಿಸಿಕೊಟ್ಟರೆ ಆಗಲೂ ನೀವು ಅದೇ ಮಾರ್ಗದಲ್ಲಿ ನಡೆಯುವಿರಾ?" ಎಂದು ಕೇಳಿದರು. ಅವರು ಎಲ್ಲ ಪ್ರವಾದಿಗಳಿಗೂ "ನೀವು ಯಾವ ಧರ್ಮದಡೆಗೆ ಆಹ್ವಾನಿಸಲು ಕಳುಹಿಸಲ್ಪಟ್ಟಿರುವಿರೋ ನಾವು ಅದನ್ನು ನಿರಾಕರಿಸುವವರಾಗಿದ್ದೇವೆ" ಎಂಬ ಉತ್ತರವನ್ನೇ ಕೊಟ್ಟರು.
25. ಕೊನೆಗೆ ನಾವು ಅವರನ್ನು ಶಿಕ್ಷಿಸಿದವು ಮತ್ತು ಸುಳ್ಳಾಗಿರುವವರ ಗತಿ ಏನಾಯಿತೆಂಬುದನ್ನು ನೋಡಿಕೊಳ್ಳಿರಿ.
26. ಇಬ್ನುರಾಹಿಮರು ತಮ್ಮ ತಂದೆಯೊಡನೆ ಹಾಗೂ ತಮ್ಮ ಜನಾಂಗದೊಡನೆ, ಹೇಳಿದ್ದ ಸಂದರ್ಭವನ್ನು ಸ್ಮರಿಸಿರಿ- "ನೀವು ಯಾರ ಆರಾಧನೆ ಮಾಡುತ್ತೀರೋ ಅವರೊಂದಿಗೆ ನನಗೆ ಯಾವ ಸಂಬಂಧವೂ ಇಲ್ಲ -
27. ನನಗೆ ಸಂಬಂಧವಿರುವುದು ನನ್ನನ್ನು ಸೃಷ್ಟಿಸಿದವನೊಂದಿಗೆ ಮಾತ್ರ. ಅವನೇ ನನಗೆ ಮಾರ್ಗದರ್ಶನ ಮಾಡುವನು".
28. ಇಬ್ನುರಾಹಿಮರು ಇದೇ ವಚನವನ್ನು ತಮ್ಮ ಬಳಿಕ ತಮ್ಮ ಸಂತತಿಗೆ ಬಿಟ್ಟು ಹೋದರು- ಅವರು ಅದರ ಕಡೆಗೆ ಮರಳುವಂತಾಗಲು.⁵

أُمَّةٍ وَإِنَّا عَلَىٰ آثَرِهِمْ مُّهْتَدُونَ ﴿١٧﴾

وَكَذَٰلِكَ مَا أَرْسَلْنَا مِنْ قَبْلِكَ فِي قَرْيَةٍ مِّنْ نَّذِيرٍ إِلَّا قَالَ مُتْرَفُوهَا إِنَّا وَجَدْنَا آبَاءَنَا عَلَىٰ أُمَّةٍ وَإِنَّا عَلَىٰ آثَرِهِمْ مُّقْتَدُونَ ﴿١٨﴾

قُلْ أَوْ لَوْ جِئْتُمْ بِآهْدَىٰ مِنَّا وَجَدْتُمْ عَلَيْكُمْ آبَاءَكُمْ قَالُوا إِنَّا بِمَا أُرْسِلْتُمْ بِهِ كَافِرُونَ ﴿١٩﴾

فَأَنتَقِمْنَا مِنْهُمْ فَأَنظُرْ كَيْفَ كَانَ عَاقِبَةُ الْمُكذِبِينَ ﴿٢٠﴾

وَإِذْ قَالَ إِبْرَاهِيمُ لِأَبِيهِ وَقَوْمِهِ إِنَّي بَرَاءٌ مِّمَّا تَعْبُدُونَ ﴿٢١﴾

إِلَّا الَّذِي فَطَرَنِي فَإِنَّهُ سَيَهْدِينِ ﴿٢٢﴾

وَجَعَلَهَا كَلِمَةً بَاقِيَةً فِي عَقْبِهِمْ لَعَلَّهُمْ يُرْجَعُونَ ﴿٢٣﴾

5. ಅರ್ಥಾತ್- ಸನ್ಮಾರ್ಗದಿಂದ ಸ್ವಲ್ಪವಾದರೂ ಪಾದ ವಿಚಲಿತವಾದರೆ ಈ ವಚನ ಅವರ ಮಾರ್ಗದರ್ಶನಕ್ಕೆ ಸಿದ್ಧವಿರುತ್ತದೆ. ಆದ್ದರಿಂದ ಅವರು ಇದರಡೆಗೆ ಮರಳಬೇಕಾಗಿದೆ. ಕುರೈಶರ ಪೈಕಿಯ ಸತ್ಯನಿಷೇಧಿಗಳು ಪೂರ್ವಜರ ಅನುಸರಣೆ ಮಾಡುವಾಗಲೂ ಇಬ್ನುರಾಹಿಮ್ ಮತ್ತು ಇಸ್ಮಾಈಲ್‌ರಂತಹ(ಅ) ಅತ್ಯುತ್ತಮ ಪೂರ್ವಜರ ಬದಲು ಕೆಟ್ಟ ಪೂರ್ವಜರನ್ನು ಅನುಸರಿಸಿದರು. ಈ ಬಗ್ಗೆ ಅವರಲ್ಲಿ ನಾಚಿಕೆ ಹುಟ್ಟಿಸುವ ಉದ್ದೇಶದಿಂದ ಈ ಘಟನೆಯನ್ನು ಇಲ್ಲಿ ಪ್ರಸ್ತಾಪಿಸಲಾಗುತ್ತಿದೆ.

29. (ಇಷ್ಟಾಗಿಯೂ ಇವರು ಇತರರ ದಾಸ್ಯ ಮಾಡಲಾರಂಭಿಸಿದಾಗ ನಾನು ಇವರನ್ನು ಅಳಿಸಿ ಬಿಡಲಿಲ್ಲ) ಬದಲಾಗಿ ನಾನು ಇವರಿಗೆ ಮತ್ತು ಇವರ ಪೂರ್ವಜರಿಗೆ ಇವರ ಬಳಿ ಸತ್ಯ ಹಾಗೂ ಸುವ್ಯಕ್ತವಾಗಿ ವಿವರಿಸಿ ಹೇಳುವ ಸಂದೇಶವಾಹಕ ಬರುವವರೆಗೂ ಜೀವನ ಸಾಧನವನ್ನು ಕೊಡುತ್ತಲೇ ಇದ್ದೆನು.

بَلْ مَتَّعْتُ هُوَالَاءِ وَآبَاءَهُمْ حَتَّى
جَاءَهُمُ الْحَقُّ وَرَسُولٌ مُّبِينٌ ﴿٢٩﴾

30. ಆದರೆ ಇವರ ಬಳಿಗೆ ಆ ಸತ್ಯವು ಬಂದಾಗ ಇವರು, "ಇದಂತು ಇಂದ್ರಜಾಲ. ನಾವಿದನ್ನು ನಿರಾಕರಿಸುತ್ತೇವೆ" ಎಂದು ಹೇಳಿ ಬಿಟ್ಟರು.

وَلَمَّا جَاءَهُمُ الْحَقُّ قَالُوا هَذَا سِحْرٌ
وَإِنَّا بِهِ كَافِرُونَ ﴿٣٠﴾

31. ಈ ಕುರ್ಆನನ್ನು ಎರಡು ನಗರಗಳ ದೊಡ್ಡವರ ಪೈಕಿ ಯಾರಾದರೊಬ್ಬರ ಮೇಲೆ ಅವತೀರ್ಣಗೊಳಿಸಲಿಲ್ಲವೇಕೆ? ಎಂದು ಕೇಳುತ್ತಾರೆ.⁶

وَقَالُوا لَوْلَا نَزَّلَ هَذَا الْقُرْآنَ عَلَى
رَجُلٍ مِّنَ الْقَرْيَتَيْنِ عَظِيمٍ ﴿٣١﴾

32. ನಿಮ್ಮ ಪ್ರಭುವಿನ ಕೃಪೆಯನ್ನು ವಿತರಿಸುವವರು ಇವರೇನು? ಲೌಕಿಕ ಜೀವನದಲ್ಲಿ ಇವರ ಉಪಜೀವನ ಸಾಧನಗಳನ್ನು ನಾವು ಇವರ ನಡುವೆ ಹಂಚಿದ್ದೇವೆ ಮತ್ತು ಇವರು ಪರಸ್ಪರರಿಂದ ಸೇವೆ ಪಡೆಯುವಂತಾಗಲು ನಾವು ಇವರಲ್ಲಿ ಕೆಲವರಿಗೆ ಇನ್ನು ಕೆಲವರಿಗಿಂತ ಅನೇಕ ಮೇಲ್ಮೆ ನೀಡಿರುವೆವು. ನಿಮ್ಮ ಪ್ರಭುವಿನ ಕೃಪೆಯು (ಪ್ರವಾದಿತ್ವವು) ಇವರು (ಶ್ರೀಮಂತರು) ಶೇಖರಿಸುತ್ತಿರುವ ಸಂಪತ್ತಿಗಿಂತ ಅಧಿಕ ಬೆಲೆಯುಳ್ಳದ್ದಾಗಿದೆ.

أَهُمْ يَقْسِمُونَ رَحْمَتَ رَبِّكَ نَحْنُ
قَسَمْنَا بَيْنَهُمْ مَّعِيشَتَهُمْ فِي الْحَيَاةِ
الدُّنْيَا وَرَفَعْنَا بَعْضَهُمْ فَوْقَ بَعْضٍ
دَرَجَاتٍ لِّيَتَّخِذَ بَعْضُهُم بَعْضًا سَخِرِيًّا
وَرَحْمَتَ رَبِّكَ خَيْرٌ مِّمَّا يَجْمَعُونَ ﴿٣٢﴾

33-35. ಎಲ್ಲರೂ ಒಂದೇ ಸಮುದಾಯವಾಗಿ ಬಿಡುವರೆಂಬ ಭಯವಿಲ್ಲ ದಿರುತ್ತಿದ್ದರೆ, ನಾವು "ರಹ್ಮಾನನನ್ನು ನಿರಾಕರಿಸುವವರ ಮನೆಗಳ ಮಾಡುಗಳನ್ನೂ ಅವರು ತಮ್ಮ ಮಗಳಿಗೆ(ಉಪ್ಪರಿಗೆ)ಗಳಿಗೆರುವ ಮೆಟ್ಟಿಲುಗಳನ್ನೂ ಅವರ ಬಾಗಿಲುಗಳನ್ನೂ ಅವರು ಒರಗಿ ಕುಳಿತುಕೊಳ್ಳುವ ಪೀಠಗಳನ್ನೂ ಎಲ್ಲವನ್ನೂ ಬೆಳ್ಳಿ ಬಂಗಾರಗಳನ್ನಾಗಿ ಮಾಡಿ ಬಿಡುತ್ತಿದ್ದೆವು. ಇದಂತು ಕೇವಲ ಲೌಕಿಕ ಜೀವನದ ಸಂಪತ್ತಾಗಿದೆ ಮತ್ತು ಪರಲೋಕವು ನಿಮ್ಮ ಪ್ರಭುವಿನ ಬಳಿ ಧರ್ಮನಿಷ್ಠರಿಗಾಗಿ ಮಾತ್ರ ಇದೆ."

وَلَوْلَا أَن يَكُونَ النَّاسُ أُمَّةً وَاحِدَةً
لَّجَعَلْنَا لِمَن يَكْفُرُ بِالرَّحْمَنِ لِيُؤْتِيَهُمْ
سُقْفًا مِّنْ فِضَّةٍ وَمَعَارِجَ عَلَيْهَا
يُظْهَرُونَ ﴿٣٣﴾ وَلِيُؤْتِيَهُمُ آيَاتِنَا
سُرُورًا
عَلَيْهَا يُكْفَرُونَ ﴿٣٤﴾ وَزُحُرًا
وَإِن كُنَّا لَلْآخِرَةِ عِندَ رَبِّكَ لِلْمُتَّقِينَ
عِ

6. ಎರಡೂ ನಗರಗಳೆಂದರೆ ಮಕ್ಕಾ ಮತ್ತು ತಾಯಿಫ್. ಪ್ರವಾದಿಯನ್ನು ಕಳುಹಿಸಿ ಅವರ ಮೇಲೆ ಗ್ರಂಥ ಅವತೀರ್ಣಗೊಳಿಸುವ ಇರಾದೆ ಅಲ್ಲಾಹನಿಗೆ ಇದ್ದಿದ್ದರೆ ನಮ್ಮ ಈ ಎರಡು ಕೇಂದ್ರೀಯ ನಗರಗಳಲ್ಲಿರುವ ಯಾರಾದರೊಬ್ಬ ದೊಡ್ಡ ವ್ಯಕ್ತಿಯನ್ನು ಈ ಉದ್ದೇಶಕ್ಕಾಗಿ ಆರಿಸುತ್ತಿದ್ದ ಎಂಬುದು ಸತ್ಯನಿಷೇಧಗಳ ವಾದವಾಗಿತ್ತು.

36. ರಹ್ಮಾನನ 'ಸ್ಮರಣೆ'ಯ ಬಗ್ಗೆ ಅನಾಸ್ತೆ ವಹಿಸುವವನ ಮೇಲೆ ನಾವೊಬ್ಬ ಶೈತಾನನನ್ನು ನೇಮಿಸಿ ಬಿಡುತ್ತೇವೆ ಮತ್ತು ಅವನು ಆತನ ಆಪ್ತಮಿತ್ರನಾಗಿ ಬಿಡುತ್ತಾನೆ.

وَمَنْ يَعْتَسُ عَنْ ذِكْرِ الرَّحْمَنِ نُقِصَ
لَهُ شَيْطَانًا فَهُوَ لَهُ قَرِينٌ ﴿٣٦﴾

37. ಈ ಶೈತಾನರು ಇಂತಹವರನ್ನು ಸನ್ಮಾರ್ಗದಿಂದ ತಡೆಯುತ್ತಾರೆ ಮತ್ತು ನಾವು ಸನ್ಮಾರ್ಗದಲ್ಲೇ ಸಾಗುತ್ತಿದ್ದೇವೆಂದು ಅವರು ತಮ್ಮಷ್ಟಕ್ಕೆ ತಿಳಿದುಕೊಂಡಿರುತ್ತಾರೆ.

وَإِنَّهُمْ لَيَصِدُّونَهُمْ عَنِ السَّبِيلِ
وَيَحْسَبُونَ أَنَّهُمْ مُّهْتَدُونَ ﴿٣٧﴾

38. ಕೊನೆಗೆ ಈ ವ್ಯಕ್ತಿ ನಮ್ಮ ಬಳಿಗೆ ಬಂದಾಗ ತನ್ನ ಶೈತಾನನೊಡನೆ, "ಅಯ್ಯೋ! ನನ್ನ ಮತ್ತು ನಿನ್ನ ಮಧ್ಯೆ ಪೂರ್ವ ಪಶ್ಚಿಮಗಳ ಅಂತರವಿರುತ್ತಿದ್ದರೆ! ನೀನಂತು ಅತ್ಯಂತ ನಿಕೃಷ್ಟ ಸಂಗಾತಿಯಾಗಿ ಬಿಟ್ಟೆ" ಎಂದು ಹೇಳುವನು.

حَتَّىٰ إِذَا جَاءَنَا قَالَ يَا لَيْتَ بَيْنِي
وَبَيْنَكَ ﴿٣٨﴾ بَعْدَ الْمَشْرِقَيْنِ فَيَتَّسِقُ الْقَرِيبَ ﴿٣٨﴾

39. ಆಗ ಇವರೊಡನೆ- "ನೀವು ಅಕ್ರಮವೆಸಗಿ ಬಿಟ್ಟಿರುವಾಗ, ಇಂದು ಯಾತನೆಯಲ್ಲಿ ನೀವು ಮತ್ತು ನಿಮ್ಮ ಶೈತಾನರು ಸಮಾನ ಪಾಲುದಾರರೆಂಬುದು ನಿಮಗೇನೂ ಫಲಕಾರಿಯಲ್ಲ" ಎನ್ನಲಾಗುವುದು.

وَلَنْ يَنْفَعَكُمُ الْيَوْمَ إِذْ ظَلَمْتُمْ
أَنفُسَكُمْ ﴿٣٩﴾ فِي الْعَذَابِ مُشْتَرِكُونَ ﴿٣٩﴾

40. ಸಂದೇಶವಾಹಕರೇ, ನೀವೇನು ಕಿವುಡರಿಗೆ ಕೇಳಿಸುವಿರಾ? ಅಥವಾ ಕುರುಡರಿಗೆ ಮತ್ತು ಸುವ್ಯಕ್ತ ಪಥಭ್ರಷ್ಟತೆಯಲ್ಲಿ ಬಿದ್ದಿರುವವರಿಗೆ ಮಾರ್ಗದರ್ಶನ ನೀಡುವಿರಾ?

أَكَأَنْتَ تُسْمِعُ الصُّمَّ أَوْ تَهْدِي الْعُمَْىٰ
وَمَنْ كَانَ فِي ضَلَالٍ مُّبِينٍ ﴿٤٠﴾

41-42. ಈಗ ನಾವು ನಿಮ್ಮನ್ನು ಈ ಲೋಕದಿಂದ ಎತ್ತಿಕೊಂಡರೂ ಅಥವಾ ನಾವು ಇವರಿಗೆ ವಾಗ್ದಾನವಿತ್ತಿರುವ ಇವರ ಅಂತಿಮ ಗತಿಯನ್ನು ನಿಮಗೆ ಕಣ್ಣಾರೆ ತೋರಿಸಿದರೂ ನಾವು ಇವರಿಗೆ ಶಿಕ್ಷೆಯನ್ನಂತೂ ಕೊಡಲೇಬೇಕಾಗಿದೆ. ನಮಗೆ ಇವರ ಮೇಲೆ ಸಂಪೂರ್ಣ ನಿಯಂತ್ರಣವಿದೆ.

فَإِمَّا نَذْهَبَنَّ بِكَ فَإِنَّا مِنْهُمْ
مُنتَقِمُونَ ﴿٤١﴾ أَوْ نُؤَيِّدَنَّكَ
الَّذِي وَعَدْنَا لَهُمْ فَأَنَّا
عَلَيْهِمْ مُّقْتَدِرُونَ ﴿٤٢﴾

43. ಏನಿದ್ದರೂ ನೀವು 'ದಿವ್ಯವಾಣಿ' ಮೂಲಕ ನಿಮ್ಮ ಬಳಿಗೆ ಕಳುಹಿಸಲಾಗಿರುವ ಈ ಗ್ರಂಥವನ್ನು ಭದ್ರವಾಗಿ ಹಿಡಿದುಕೊಳ್ಳಿರಿ. ಖಂಡಿತವಾಗಿಯೂ ನೀವು ನೇರ ಮಾರ್ಗದಲ್ಲಿದ್ದೀರಿ.

فَاسْتَمْسِكْ بِالَّذِي أُوحِيَ
إِلَيْكَ إِنَّكَ عَلَىٰ صِرَاطٍ
مُسْتَقِيمٍ ﴿٤٣﴾

44. ವಾಸ್ತವದಲ್ಲಿ ಈ ಗ್ರಂಥವು ನಿಮಗೂ ನಿಮ್ಮ ಜನಾಂಗಕ್ಕೂ

وَإِنَّهُ لَذِكْرٌ لَّكَ وَلِقَوْمِكَ
وَسَوْفَ

<p>ಒಂದು ಬಹು ದೊಡ್ಡ ಗೌರವವಾಗಿದೆ. ಸದ್ಯದಲ್ಲೇ ನೀವೆಲ್ಲರೂ ಪ್ರಶ್ನಿಸಲ್ಪಡುವಿರಿ.⁷</p>	<p>سُئِلُونَ ④</p>
<p>45. ನಾವು ನಿಮಗಿಂತ ಮುಂಚೆ ಕಳುಹಿಸಿದ್ದ ಎಲ್ಲ ಸಂದೇಶವಾಹಕ ರೊಡನೆ ಕೇಳಿ ನೋಡಿರಿ: ನಾವು ದಾಸ್ಯಕ್ಕಾಗಿ ರಹ್ಮಾನನ ಹೊರತು ಬೇರೆ ಕೆಲವು ಆರಾಧ್ಯರನ್ನೂ ನಿಶ್ಚಯಿಸಿದ್ದೇವೆಯೇ?"⁸</p>	<p>وَسُئِلُ مَنْ أَرْسَلْنَا مِنْ قَبْلِكَ مِنْ رُسُلِنَا أَجَعَلْنَا مِنْ دُونِ الرَّحْمَنِ إِلَهًا يُعْبَدُونَ ⑤</p>
<p>46. ನಾವು ಮೂಸಾರನ್ನು ನಮ್ಮ ನಿದರ್ಶನಗಳೊಂದಿಗೆ ಫಿರಾಔನನ ಮತ್ತು ಅವನ ಆಸ್ಥಾನಿಗರ ಬಳಿಗೆ ರವಾನಿಸಿದೆವು. ಅವರು ಹೋಗಿ, ನಾನು ಸರ್ವಲೋಕ ಪಾಲಕ ಪ್ರಭುವಿನ ಸಂದೇಶವಾಹಕ ನಾಗಿದ್ದೇನೆಂದು ಹೇಳಿದರು.</p>	<p>وَلَقَدْ أَرْسَلْنَا مُوسَىٰ بِآيَاتِنَا إِلَىٰ فِرْعَوْنَ وَمَلَئِهِ فَقَالَ إِنِّي رَسُولُ رَبِّ الْعَالَمِينَ ⑥</p>
<p>47. ತರುವಾಯ ಅವರು ನಮ್ಮ ನಿದರ್ಶನಗಳನ್ನು ಅವರ ಮುಂದಿಟ್ಟಾಗ ಅವರು ಗೊಳ್ಳೆಂದು ನಕ್ಕುಬಿಟ್ಟರು.</p>	<p>فَلَمَّا جَاءَهُمْ بِآيَاتِنَا إِذَا هُمْ مِنْهَا يَصْحَكُونَ ⑦</p>
<p>48. ನಾವು ಅವರಿಗೆ ಒಂದಕ್ಕಿಂತ ಒಂದು ಮಿಗಿಲಾದ ನಿದರ್ಶನಗಳನ್ನು ತೋರಿಸುತ್ತಲೇ ಹೋದೆವು. ಅವರು ತಮ್ಮ ನಿಲುವೆಯಿಂದ ಹಿಮ್ಮೆಟ್ಟುವಂತಾಗಲು ನಾವು ಅವರನ್ನು ಯಾತನೆಯಲ್ಲಿ ಸಿಲುಕಿಸಿದೆವು.</p>	<p>وَمَا نُرِيهِمْ مِنْ آيَةٍ إِلَّا هِيَ أَكْبَرُ مِنْ أُخْتِهَا وَأَخَذْنَاهُمْ بِالْعَدَابِ لَعَلَّهُمْ يَرْجِعُونَ ⑧</p>
<p>49. ಪ್ರತಿಯೊಂದು ಯಾತನೆಯ ವೇಳೆ ಅವರು, "ಜಾದೂಗಾರನೇ, ನಿನ್ನ ಪ್ರಭುವಿನ ವತಿಯಿಂದ ನಿನಗೆ ಪ್ರಾಪ್ತವಾಗಿರುವ ಪದವಿಯ ಆಧಾರದಲ್ಲಿ ನಮಗಾಗಿ ಅವನನ್ನು ಪ್ರಾರ್ಥಿಸು. ನಾವು ಖಂಡಿತ ವಾಗಿಯೂ ಸನ್ಮಾರ್ಗಕ್ಕೆ ಬಂದು ಬಿಡುವೆವು" ಎನ್ನುತ್ತಿದ್ದರು.</p>	<p>وَقَالُوا يَا أَيُّهَا السَّحْرُ ادْعُ لَنَا رَبَّكَ بِمَا عِنْدَكَ عِنْدَكَ إِنَّا لَنُكْفِرُكَ ⑨</p>
<p>50. ಆದರೆ, ನಾವು ಅವರ ಮೇಲಿಂದ ಯಾತನೆಯನ್ನು ಸರಿಸಿದ ಕೂಡಲೇ ಅವರು ತಮ್ಮ ಮಾತಿಗೆ ತಪ್ಪಿ ಬಿಡುತ್ತಿದ್ದರು.</p>	<p>فَلَمَّا كَشَفْنَا عَنْهُمُ الْعَذَابَ إِذَا هُمْ يَنْتُهِونَ ⑩</p>
<p>51. ಒಂದು ದಿನ ಫಿರಾಔನನು ತನ್ನ ಜನಾಂಗದವರ ನಡುವೆ ಕೂಗಿ</p>	<p>وَنَادَىٰ فِي فِرْعَوْنَ فِي قَوْمِهِ قَالَ يَا قَوْمِ</p>
<p>7. ಅರ್ಥಾತ್- ಒಬ್ಬ ವ್ಯಕ್ತಿಯ ಪಾಲಿಗೆ, ಇತರಲ್ಲಾ ವ್ಯಕ್ತಿಗಳನ್ನು ಬಿಟ್ಟು ತನ್ನ ಗ್ರಂಥವನ್ನು ಅವತೀರ್ಣಗೊಳಿಸಲು ಅಲ್ಲಾಹನು ಅವನನ್ನು ಆರಿಸಿಕೊಳ್ಳುವುದಕ್ಕಿಂತ ಮಿಗಿಲಾದ ಸೌಭಾಗ್ಯ ಯಾವುದೂ ಇರಲಾರದು. ಹಾಗೆಯೇ ಒಂದು ಜನಾಂಗದ ಪಾಲಿಗೆ, ಇತರಲ್ಲಾ ಜನಾಂಗಗಳನ್ನು ಬಿಟ್ಟು ಆ ಜನಾಂಗದಲ್ಲಿ ಅಲ್ಲಾಹನು ತನ್ನ ಪ್ರವಾದಿಯನ್ನು ಹುಟ್ಟಿಸುವುದು, ಆ ಜನಾಂಗದ ಭಾಷೆಯಲ್ಲೇ ಗ್ರಂಥ ಅವತೀರ್ಣಗೊಳಿಸುವುದು ಮತ್ತು ಅದನ್ನು ಲೋಕದಲ್ಲಿ ದಿವ್ಯಸಂದೇಶದ ವಾಹಕವನ್ನಾಗಿ ಮಾಡುವುದಕ್ಕಿಂತ ಮಿಗಿಲಾದ ಸೌಭಾಗ್ಯ ಬೇರೆ ಇರಲಾರದು. ಈ ಮಹಾನ್ ಸುದೈವದ ಪ್ರಜ್ಞೆ ಕುರೈಶರಿಗೆ ಮತ್ತು ಅರಬರಿಗೆ ಇಲ್ಲವೆಂದಾದರೆ ಮತ್ತು ಅವರು ಅದರ ಬಗ್ಗೆ ಕೃತಘ್ನತೆ ತೋರಬಯಸಿದರೆ ಅದಕ್ಕಾಗಿ ಉತ್ತರ ನೀಡಬೇಕಾದಂತಹ ಕಾಲ ಅವರಿಗೆ ಎದುರಾಗಲಿದೆ.</p> <p>8. ಪ್ರವಾದಿಗಳೊಂದಿಗೆ ಕೇಳುವುದೆಂದರೆ ಅವರು ತಂದಿರುವ ಗ್ರಂಥಗಳಿಂದ ತಿಳಿದುಕೊಳ್ಳುವುದು.</p>	

<p>ಹೇಳಿದನು; "ಜನರೇ, ಈಜಿಪ್ತಿನ ಚಕ್ರಾಧಿಪತ್ಯ ನನ್ನದಲ್ಲವೇ? ಮತ್ತು ಈ ಕಾಲುಬೆಗಳು ನನ್ನ ಅಧೀನದಲ್ಲಿ ಹರಿಯುತ್ತಿಲ್ಲವೇ? ನಿಮಗೇನು ಕಾಣುವುದಿಲ್ಲವೇ?"</p>	<p>أَلَيْسَ لِي مُلْكُ مِصْرَ وَهَذِهِ الْأَنْهَارُ تَجْرِي مِنْ تَحْتِي أَفَلَا تُبْصِرُونَ ﴿٥١﴾</p>
<p>52. ನಾನು ಮೇಲೋ ಅಥವಾ ಹೀನನೂ ನಿಂದ್ಯನೂ ಆಗಿರುವ ಮತ್ತು ತನ್ನ ಮಾತನ್ನು ಕೂಡಾ ವ್ಯಕ್ತವಾಗಿ ವಿವರಿಸಲಾಗದ ಈ ವ್ಯಕ್ತಿ ಮೇಲೋ?</p>	<p>أَمْ أَنَا خَيْرٌ مِنْ هَذَا الَّذِي هُوَ مَهِينٌ ﴿٥٢﴾ وَلَا يَكَادُ يُبِينُ ﴿٥٣﴾</p>
<p>53. ಇವನ ಮೇಲೆ ಬಂಗಾರದ ಕಂಕಣಗಳೇಕೆ ಇಳಿಸಲ್ಪಟ್ಟಿಲ್ಲ? ಅಥವಾ ಇವನ ಅಂಗರಕ್ಷಕರಾಗಿ ದೇವಚರರ ತುಕಡಿಯೇಕೆ ಬಂದಿಲ್ಲ?"</p>	<p>فَلَوْلَا أُلْقِيَ عَلَيْكَ سُرُورٌ مِّنْ ذَهَبٍ أَوْ جَاءَ مَعَهُ الْمَلَايِكَةُ مُقْتَرِنِينَ ﴿٥٤﴾</p>
<p>54. ಅವನು ತನ್ನ ಜನಾಂಗವನ್ನು ಕೀಳಾಗಿ ಕಂಡನು ಮತ್ತು ಅವರು ಅವನನ್ನು ಅನುಸರಿಸಿದರು. ವಾಸ್ತವದಲ್ಲಿ ಅವರು 'ಕರ್ಮಭ್ರಷ್ಟರೇ ಆಗಿದ್ದರು.'</p>	<p>فَأَسْحَفَتْ قَوْمَهُ فَأَطَاعُوهُ طِئِئَةً كَانُوا قَوْمًا فَاسِقِينَ ﴿٥٥﴾</p>
<p>55. ಕೊನೆಗೆ ಅವರು ನಮ್ಮನ್ನು ರೇಗಿಸಿದಾಗ ನಾವು ಅವರ ಮೇಲೆ ಪ್ರತೀಕಾರ ತೀರಿಸಿದೆವು ಮತ್ತು ಅವರಲ್ಲರನ್ನೂ ಮುಳುಗಿಸಿ ಬಿಟ್ಟೆವು-</p>	<p>فَلَمَّا أَسْفَرْنَا أَنْتَقَمْنَا مِنْهُمْ فَأَغْرَقْنَاهُمْ أَجْمَعِينَ ﴿٥٦﴾</p>
<p>56. ಹಾಗೂ ಅವರನ್ನು ಅನಂತರದವರ ಪಾಲಿಗೆ ಮುಂಗಾಮಿಗಳಾಗಿಯೂ ಪಾಠಪ್ರದ ಮಾದರಿಗಳಾಗಿಯೂ ಮಾಡಿಬಿಟ್ಟೆವು-</p>	<p>فَجَعَلْنَاهُمْ سَلَفًا وَمَثَلًا لِّلْآخِرِينَ ﴿٥٧﴾</p>
<p>57. ಮರ್ಯಮರ ಪುತ್ರ ಈಸಾರ ಉದಾಹರಣೆಯನ್ನೇ ಮುಂದಿಟ್ಟು ತಕ್ಷಣ ನಿಮ್ಮ ಜನಾಂಗದವರು ಆ ಕುರಿತು ಗುಲ್ಲೆಬ್ಬಿಸಿ ಬಿಟ್ಟರು-</p>	<p>وَلَمَّا ضُرِبَ ابْنُ مَرْيَمَ مَثَلًا إِذَا قَوْمُكَ مِنْهُ يَصِدُّونَ ﴿٥٨﴾</p>
<p>58. ಮತ್ತು ನಮ್ಮ ಆರಾಧ್ಯರು ಉತ್ತಮರೋ ಅಥವಾ ಅವರೋ?</p>	<p>وَقَالُوا إِنَّا خَيْرٌ أَمِ هُوَ مَا ضَرَبُوهُ</p>
<p>9. ಈ ಸಂಕ್ಷಿಪ್ತವಾದ ವಚನದ ಮೂಲಕ ದೊಡ್ಡ ವಾಸ್ತವಿಕತೆಯೊಂದನ್ನು ತಿಳಿಸಲಾಗಿದೆ. ಒಬ್ಬ ವ್ಯಕ್ತಿ ಯಾವುದೇ ರಾಷ್ಟ್ರದಲ್ಲಿ ತನ್ನ ಸರ್ವಾಧಿಕಾರವನ್ನು ನಡೆಸಲು ಪ್ರಯತ್ನಿಸಿದಾಗ, ಅದಕ್ಕಾಗಿ ಬಹಿರಂಗವಾಗಿ ಎಲ್ಲಾ ವಿಧದ ಕುತಂತ್ರಗಳನ್ನು ನಡೆಸಿದಾಗ, ಮೋಸ ಮತ್ತು ವಂಚನೆಯ ಎಲ್ಲಾ ವಿಧಗಳನ್ನು ಅನುಸರಿಸಿದಾಗ, ಬಹಿರಂಗವಾಗಿಯೇ ಹಣದ ಬಲದಿಂದ ಜನರ ಒಲವನ್ನು ಖರೀದಿಸುವ ವ್ಯಾಪಾರ ನಡೆಸಿದಾಗ, ಖರೀದಿಸಲು ಸಾಧ್ಯವಾಗದವರನ್ನು ನಿಸ್ಸಂಕೋಚವಾಗಿ ತುಳಿದು ಮಣಿಸಿದಾಗ ಅವನ ವರ್ತನೆ- ಅವನು ದೇಶವಾಸಿಗಳನ್ನು ಬುದ್ಧಿ, ಚಾರಿತ್ರ್ಯ ಮತ್ತು ಸಾಮರ್ಥ್ಯಗಳಲ್ಲಿ ಅಲ್ಲರ ಎಂದು ಭಾವಿಸಿದ್ದಾನೆ ಎಂಬುದನ್ನು ಸೂಚಿಸುತ್ತದೆ. ಈ ಆತ್ಮಸಾಕ್ಷಿಯಿಲ್ಲದ ಹೇಡಿಗಳೂ ಮೂರ್ಖರೂ ಆದ ಜನರನ್ನು ಎಲ್ಲಿಗೆ ಬೇಕಾದರೂ ನಾನು ಅಟ್ಟಿಬಿಟ್ಟೆ ಎಂಬ ಅವನ ಮನೋಭಾವವನ್ನು ತಿಳಿಸುತ್ತದೆ. ಅವನು ಅದನ್ನು ಮಾತಿನಿಂದ ವ್ಯಕ್ತಪಡಿಸಬೇಕಾಗಿಲ್ಲ. ಒಂದು ವೇಳೆ ಅವನ ತಂತ್ರಗಳು ಫಲಿಸಿ, ದೇಶವಾಸಿಗಳು ಅವನ ಅಡಿಯಾಳುಗಳಾಗಿ ಮಾರ್ಪಟ್ಟರೆ ಅವರು ತಮ್ಮ ನಿಷ್ಠೆಯಂತೆಯೇ ಮೂಲಕ ತಮ್ಮ ಸ್ಥಿತಿ ಅವನ ಕಲ್ಪನೆಯಂತೆಯೇ ಇದೆ ಎಂಬುದನ್ನು ಸಾಬೀತುಪಡಿಸುತ್ತಾರೆ. ಅವರು ಈ ಹೀನಾಯ ಸ್ಥಿತಿಗೆ ಈಡಾಗಲು ಮೂಲ ಕಾರಣ ಅವರು ಮೂಲತಃ ಧರ್ಮಭ್ರಷ್ಟರಾಗಿರುವುದಾಗಿದೆ.</p>	

<p>ಎಂದು ಕೇಳತೊಡಗಿದರು.¹⁰ ಅವರು ಈ ಉದಾಹರಣೆಯನ್ನು ನಿಮ್ಮ ಮುಂದಿಟ್ಟಿರುವುದು ಜಗಳಕ್ಕಾಗಿ ಮಾತ್ರ. ವಾಸ್ತವದಲ್ಲಿ ಇವರು ಜಗಳಗಂಟರೇ ಆಗಿರುತ್ತಾರೆ.</p>	<p>لَكَ الْاِجْدَالُ لَا تَبْلُ هُمْ قَوْمٌ خَصِمُونَ ﴿٥٩﴾</p>
<p>59. ಮರ್ಯಮರ ಪುತ್ರ ಓರ್ವ ದಾಸನೆಂಬುದರ ಹೊರತು ಇನ್ನೇನೂ ಆಗಿರಲಿಲ್ಲ. ನಾವು ಅವರಿಗೆ ಅನುಗ್ರಹ ಪ್ರದಾನ ಮಾಡಿದ್ದೆವು ಮತ್ತು ಅವರನ್ನು ಬನೀಇಸ್ರಾಈಲರ ಪಾಲಿಗೆ ನಮ್ಮ ಮಹಿಮೆಯ ದೃಷ್ಟಾಂತವಾಗಿ ಮಾಡಿಬಿಟ್ಟೆವು.</p>	<p>اِنَّ هُوَ اِلَّا عَبْدٌ اَنْعَمْنَا عَلَيْهِ وَجَعَلْنَاهُ مَثَلًا لِّبَنِي اِسْرَائِيْلَ ﴿٦٠﴾</p>
<p>60. ನಾವಿಚ್ಛಿಸಿದರೆ ಭೂಲೋಕದಲ್ಲಿ ನಿಮ್ಮ ಉತ್ತರಾಧಿಕಾರಿಗಳಾಗಲು ನಿಮ್ಮಿಂದಲೇ ದೇವಚರರನ್ನು ಸೃಷ್ಟಿಸಬಲ್ಲೆವು-</p>	<p>وَلَوْ نَشَاءُ لَجَعَلْنَا مِنْكُمْ مَلَائِكَةً فِي الْاَرْضِ يَخْلُقُوْنَ ﴿٦١﴾</p>
<p>61. ಮತ್ತು ಅವರು(ಮರ್ಯಮರ ಪುತ್ರ) ವಾಸ್ತವದಲ್ಲಿ ಪುನರುತ್ಥಾನದ ಒಂದು ಕುರುಹಾಗಿದ್ದಾರೆ.¹¹ ಆದುದರಿಂದ ನೀವು ಈ ವಿಷಯದಲ್ಲಿ ಸಂಶಯಪಡಬೇಡಿರಿ. ನನ್ನ ಮಾತನ್ನು ಒಪ್ಪಿಕೊಳ್ಳಿರಿ. ಇದು ನೇರವಾದ ಮಾರ್ಗ.</p>	<p>وَ اِنَّكُمْ لَعَلْمٌ لِّلْسَاعَةِ فَلَا تَمْتَرُنَّ بِهَا وَ اَتَّبِعُوْنَ هَذَا صِرَاطٌ مُّسْتَقِيْمٌ ﴿٦٢﴾</p>
<p>62. ಶೈತಾನನು ನಿಮ್ಮನ್ನು ಅದರಿಂದ ತಡೆಯುವಂತಾಗದಿರಲಿ, ಅವನು ನಿಮ್ಮ ಪ್ರತ್ಯಕ್ಷ ಶತ್ರು.</p>	<p>وَ لَا يَصِدَّكُمْ الشَّيْطٰنُ اِنَّهٗ لَكُمْ عَدُوٌّ مُّبِيْنٌ ﴿٦٣﴾</p>
<p>10. ಇದಕ್ಕೆ ಮೊದಲು 45ನೆಯ ಸೂಕ್ತದಲ್ಲಿ, "ನಾವು ರಹ್ಮಾನನ ಹೊರತು ಬೇರೆ ಆರಾಧ್ಯರನ್ನೂ ನಿಶ್ಚಯಿಸಿದ್ದುಂಟೇ? ಎಂದು ನಿಮಗೆ ಮುಂಚೆ ನಾವು ಕಳುಹಿಸಿದ್ದ ಎಲ್ಲಾ ಸಂದೇಶವಾಹಕರೊಡನೆ ಕೇಳಿ ನೋಡಿರಿ" ಎನ್ನಲಾಗಿತ್ತು. ಈ ಉಪನ್ಯಾಸವನ್ನು ಮಕ್ಕಾ ವಾಸಿಗಳ ಮುಂದೆ ಮಾಡಲಾದಾಗ ಒಬ್ಬ ವ್ಯಕ್ತಿ ಆಕ್ಷೇಪ ವ್ಯಕ್ತಪಡಿಸುತ್ತಾ ಹೇಳಿದನು, "ಕ್ರೈಸ್ತರು ಮರ್ಯಮರ ಪುತ್ರರನ್ನು ದೇವನ ಮಗನೆಂದು ಸಾರಿ ಆರಾಧನೆ ಮಾಡುವುದಿಲ್ಲವೇ? ಹಾಗಿರುವಾಗ ನಮ್ಮ ಆರಾಧ್ಯರಗಳನ್ನು ಆರಾಧಿಸಬಾರದೇಕೆ?" ಹೀಗೆನ್ನುವಾಗ ಸತ್ಯನಿಷೇಧಿಗಳ ಕೂಟದಿಂದ ದೊಡ್ಡ ಅಟ್ಟಹಾಸ ಮೊಳಗಿತು. ಇದಕ್ಕೆ ನೀವೇನೆನ್ನುವಿರಿ ಎಂದು ಅವರು ಕೇಕೆ ಹಾಕತೊಡಗಿದರು.</p> <p>11. ಇದರ ಇನ್ನೊಂದು ಭಾಷಾಂತರ, "ಅವರು ಪುನರುತ್ಥಾನ ದಿನದ ಬಗೆಗಿನ ಜ್ಞಾನಕ್ಕೆ ಆಧಾರವಾಗಿದ್ದಾರೆ" ಎಂದಾಗಬಹುದು. ಅವರನ್ನು "ನಿರ್ಣಾಯಕ ದಿನದ ಕುರುಹು" ಅಥವಾ "ನಿರ್ಣಾಯಕ ದಿನದ ಜ್ಞಾನದ ಆಧಾರ" ಎಂದು ಯಾವ ಅರ್ಥದಲ್ಲಿ ಹೇಳಲಾಗಿದೆ ಎಂಬ ಪ್ರಶ್ನೆ ಇಲ್ಲಿ ಉದ್ಭವಿಸುತ್ತದೆ. ಅನೇಕ ವ್ಯಾಖ್ಯಾನಕಾರರ ಪ್ರಕಾರ, ಹೆಚ್ಚಿನ ಪ್ರವಾದಿವಚನಗಳಲ್ಲಿ ಉಲ್ಲೇಖಿಸಲಾಗಿರುವ ಹ.ಈಸಾರ(ಅ) ಎರಡನೆಯ ಅವತರಣದ ಕುರಿತು ಈ ಮಾತು ಹೇಳಲಾಗಿದೆ. ಆದರೆ ನಂತರದ ಉದ್ಧರಣೆ ಈ ರೀತಿಯ ಅರ್ಥ ಕಲ್ಪಿಸಲು ಅವಕಾಶ ಕೊಡುವುದಿಲ್ಲ. ಈಸಾರ(ಅ) ಎರಡನೆಯ ಅವತರಣ, ಆ ಕಾಲದಲ್ಲಿರುವ ಅಥವಾ ಅದರ ನಂತರ ಹುಟ್ಟುವ ಜನರ ಪಾಲಿಗೆ ಮಾತ್ರ ನಿರ್ಣಾಯಕ ದಿನದ ಜ್ಞಾನಕ್ಕೆ ಆಧಾರವಾಗಿರಲು ಸಾಧ್ಯ. ಮಕ್ಕಾದ ಸತ್ಯನಿಷೇಧಿಗಳೊಡನೆ, "ಆದ್ದರಿಂದ ನೀವು ಇದರ ಬಗ್ಗೆ ಸಂಶಯ ಪಡಬೇಡಿ" ಎಂದು ಹೇಳುವಂತಹ ರೀತಿಯಲ್ಲಿ ಅದು ಅವರಿಗೆ ನಿರ್ಣಾಯಕ ದಿನದ ಜ್ಞಾನಮೂಲವಾಗಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ದೃಷ್ಟಿಯಲ್ಲಿ ಇತರ ವ್ಯಾಖ್ಯಾನಕಾರರ ವ್ಯಾಖ್ಯಾನವೇ ಸರಿಯಾಗಿದೆ. ಅವರು, ಹ.ಈಸಾರ(ಅ) ತಂದೆಯಿಲ್ಲದೆ ಹುಟ್ಟುವುದು, ಮಣ್ಣಿನಿಂದ ಹಕ್ಕಿಗಳನ್ನು ತಯಾರಿಸುವುದು, ಮೃತರನ್ನು ಜೀವಂತಗೊಳಿಸುವುದೆಲ್ಲವೂ ನಿರ್ಣಾಯಕ ದಿನದ ಆಧಾರವೆಂದು ಸಾರಿದ್ದಾರೆ. ಈ ದೇವವಾಣಿಯ ಇಂಗಿತವೇನೆಂದರೆ, "ಯಾವ ದೇವ ತಂದೆಯಿಲ್ಲದೆ ಮಗುವನ್ನು ಹುಟ್ಟಿಸಬಲ್ಲನೋ ಹಾಗೂ ದೇವನ ದಾಸನೊಬ್ಬ ಮಣ್ಣಿನ ಮೂರ್ತಿಯಲ್ಲಿ ಜೀವತುಂಬ ಬಲ್ಲನೋ ಮತ್ತು ಮೃತರನ್ನು ಜೀವಂತಗೊಳಿಸಬಲ್ಲನೋ ಆ ದೇವನು ಮರಣದ ನಂತರ ನಿಮ್ಮೆಲ್ಲರನ್ನು ಪುನರಪಿ ಸೃಷ್ಟಿಸುವುದು ಸಾಧ್ಯವಿಲ್ಲವೆಂದು ನೀವೇಕೆ ಭಾವಿಸುತ್ತೀರಿ?"</p>	

63. ಈಸಾ ಪ್ರತ್ಯಕ್ಷ ನಿದರ್ಶನಗಳೊಂದಿಗೆ ಬಂದಾಗ ಹೇಳಿದ್ದರು, "ನಾನು ನಿಮ್ಮ ಬಳಿಗೆ ಸದ್ವಿವೇಕವನ್ನು ತಂದಿದ್ದೇನೆ ಮತ್ತು ನೀವು ಪರಸ್ಪರ ಭಿನ್ನಾಭಿಪ್ರಾಯವಿಟ್ಟು ಕೊಂಡಿರುವ ಕೆಲವು ವಿಷಯಗಳ ವಾಸ್ತವಿಕತೆಯನ್ನು ನಿಮ್ಮ ಮುಂದೆ ಪ್ರಕಟಗೊಳಿಸಲಿಕ್ಕಾಗಿ ಬಂದಿದ್ದೇನೆ. ಆದುದರಿಂದ ನೀವು ಅಲ್ಲಾಹನನ್ನೇ ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.

وَلَمَّا جَاءَ عِيسَىٰ بِالْبَيِّنَاتِ قَالَ قَدْ
جِئْتُكُمْ بِالْحِكْمَةِ وَلِأُبَيِّنَ لَكُمْ بَعْضَ
الَّذِي تَخْتَلِفُونَ فِيهِ فَاتَّقُوا اللَّهَ
وَاطِيعُونَ ﴿١٣﴾

64. ವಾಸ್ತವದಲ್ಲಿ ಅಲ್ಲಾಹನೇ ನನ್ನ ಪ್ರಭುವೂ ನಿಮ್ಮ ಪ್ರಭುವೂ ಆಗಿರುತ್ತಾನೆ. ನೀವು ಅವನನ್ನೇ ಆರಾಧಿಸಿರಿ, ಇದುವೇ ನೇರ ಮಾರ್ಗ."12

إِنَّ اللَّهَ هُوَ رَبِّي وَرَبُّكُمْ فَاعْبُدُوهُ
هَذَا صِرَاطٌ مُسْتَقِيمٌ ﴿١٤﴾

65. ಆದರೆ (ಅವರ ಈ ಸುಸ್ಪಷ್ಟ ಬೋಧನೆಯ ಹೊರತಾಗಿಯೂ) ಪಂಗಡಗಳು ಪರಸ್ಪರ ಭಿನ್ನಾಭಿಪ್ರಾಯ ತಾಳಿದುವು.13 ಆದುದರಿಂದ ಅಕ್ರಮವೆಸಗುವವರಿಗೆ ಒಂದು ವೇದನಾಯುಕ್ತ ದಿನದ ಯಾತನೆಯಿಂದ ವಿನಾಶವಿದೆ.

فَاخْتَلَفَ الْأَحْزَابُ مِنْ بَيْنِهِمْ قَوِيلٌ
لِلَّذِينَ ظَلَمُوا مِنْ عَذَابِ يَوْمِ إِلِيمٍ ﴿١٥﴾

66. ಇವರಿಗೆ ಸುದ್ದಿಯೇ ಇಲ್ಲದಂತೆ ಪುನರುತ್ಥಾನ ದಿನವು ಇವರ ಮೇಲೆ ಹಠಾತ್ತನೆ ಬಂದೆರಗುವುದನ್ನೇ ಇವರು ಕಾಯುತ್ತಿರುವರೇ?

هَلْ يَنْظُرُونَ إِلَّا السَّاعَةَ أَنْ تَأْتِيَهُمْ
بَغْتَةً وَهُمْ لَا يَشْعُرُونَ ﴿١٦﴾

67. ಆ ದಿನ ಬಂದಾಗ ಧರ್ಮನಿಷ್ಠರ ಹೊರತು ಇತರೆಲ್ಲ ಮಿತ್ರರೂ ಪರಸ್ಪರ ಶತ್ರುಗಳಾಗಿ ಬಿಡುವರು.

إِلَّا الْخِلَافَ يَوْمَ مِيزٍ بَعْضُهُمْ لِبَعْضٍ عَدُوٌّ
إِلَّا الْمُتَّقِينَ ﴿١٧﴾

68-69. ಅಂದು ನಮ್ಮ ಸೂಕ್ತಗಳ ಮೇಲೆ ವಿಶ್ವಾಸವಿರಿಸಿದವರೊಡನೆ ಹಾಗೂ ಆಚ್ಛಾಪಾಲಕರಾಗಿದ್ದವರೊಡನೆ ಹೀಗೆ ಹೇಳಲಾಗುವುದು- "ನನ್ನ ದಾಸರೇ, ಇಂದು ನಿಮಗೇನೂ ಭಯವಿಲ್ಲ ಮತ್ತು ನಿಮಗೆ ದುಃಖವೂ ಉಂಟಾಗದು-

لِيُعَادِيَ لَا حَاقُونَ عَلَيْكُمْ الْيَوْمَ وَلَا
أَنْتُمْ تَحْزَنُونَ ﴿١٨﴾
الَّذِينَ آمَنُوا بِآيَاتِنَا وَكَانُوا مُسْلِمِينَ ﴿١٩﴾

70. ನೀವೂ ನಿಮ್ಮ ಪತ್ನಿಯರೂ ಸ್ವರ್ಗದೊಳಗೆ ಪ್ರವೇಶಿಸಿರಿ. ನಿಮ್ಮನ್ನು ಸಂತುಷ್ಟಗೊಳಿಸಲಾಗುವುದು."

ادْخُلُوا الْجَنَّةَ أَنْتُمْ وَاٰرَٰءُكُمْ
تُحَبَّرُونَ ﴿٢٠﴾

12. ಅರ್ಥಾತ್- ಕ್ರೈಸ್ತರು ಏನೇ ಹೇಳುತ್ತಿರಲಿ ಅಥವಾ ಮಾಡುತ್ತಿರಲಿ. ಈಸಾರಂತೂ(ಅ) ನಾನು ದೇವನಾಗಿದ್ದೇನೆ, ಅಥವಾ ದೇವಪುತ್ರನಾಗಿದ್ದೇನೆ, ಆದ್ದರಿಂದ ನನ್ನನ್ನು ಆರಾಧಿಸಿ ಎಂದು ಯಾವತ್ತೂ ಹೇಳಿರಲಿಲ್ಲ. ಅವರ ಸಂದೇಶವೂ ಎಲ್ಲಾ ಪ್ರವಾದಿಗಳು ನೀಡಿದ ಸಂದೇಶವೇ ಆಗಿತ್ತು. ಪ್ರವಾದಿವರ್ಯರೂ(ಸ) ಈಗ ಅದರಡೆಗೆ ಕರೆಯುತ್ತಿದ್ದಾರೆ.

13. ಅರ್ಥಾತ್- ಒಂದು ಗುಂಪು ಅವರನ್ನು ನಿರಾಕರಿಸಿತು. ಅವರು ನಿರಾಕರಣೆಯಲ್ಲಿ ಯಾವ ಮಟ್ಟಕ್ಕೆ ಹೋದರೆಂದರೆ ಅವರ ಮೇಲೆ ಜಾರಸಂತಾನವಾಗಿರುವ ಆರೋಪ ಹೊರಿಸಿದರು. ಇನ್ನೊಂದು ಗುಂಪು ಅವರನ್ನು ಸಮ್ಮತಿಸಿತು. ಅವರು ತಮ್ಮ ವಿಶ್ವಾಸದಲ್ಲಿ ಅನಿಯಂತ್ರಿತವಾಗಿ ಅತಿರೇಕವೆಸಗಿ ಅವರನ್ನು ದೇವಪುತ್ರನನ್ನಾಗಿ ಮಾಡಿದರು. ಅನಂತರ ಮಾನವನನ್ನು ದೇವನನ್ನಾಗಿ ಮಾಡಿದ್ದು ಅವರ ಪಾಲಿಗೆ ದೊಡ್ಡ ಸಮಸ್ಯೆಯಾಗಿ ಕಾಡಿತು. ಅದನ್ನು ಪರಿಹರಿಸುವುದರಲ್ಲೇ ಅವರು ಅನೇಕ ಗುಂಪುಗಳಾಗಿ ಒಡೆದು ಹೋದರು.

71. ಅವರ ಮುಂದೆ ಬಂಗಾರದ ತಟ್ಟೆಗಳೂ ಲೋಹಿಗಳೂ ಸುತ್ತು ತರಲ್ಪಡುವವು ಮತ್ತು ಮನಮೋಹಕ ಹಾಗೂ ಕಣ್ಣಣಿಸುವ ಸಕಲ ವಸ್ತುಗಳೂ ಅಲ್ಲಿ ಸಿದ್ಧವಿರುವವು. "ನೀವಿಲ್ಲಿ ಸದಾ ವಾಸಿಸುವಿರಿ.

يُطَافُ عَلَيْهِمْ بِصِحَافٍ مِنْ ذَهَبٍ
وَآكَوَابٍ وَفِيهَا مَا تَشْتَهِيهِ الْأَنْفُسُ
وَتَلَذُّ الْأَعْيُنُ وَأَنْتُمْ فِيهَا خَالِدُونَ ﴿٧١﴾

72. ನೀವು ಭೂಲೋಕದಲ್ಲಿ ಮಾಡುತ್ತಿದ್ದ ನಿಮ್ಮ ಸತ್ಕರ್ಮಗಳ ನಿಮಿತ್ತ ಈ ಸ್ವರ್ಗಕ್ಕೆ ಉತ್ತರಾಧಿಕಾರಿಗಳಾದಿರಿ.

وَتِلْكَ الْجَنَّةُ الَّتِي أُورِثْتُمُوهَا بِمَا
كُنْتُمْ تَعْمَلُونَ ﴿٧٢﴾

73. ಇಲ್ಲಿ ನಿಮಗಾಗಿ ಧಾರಾಳ ಹಣ್ಣು ಹಂಪಲುಗಳಿದ್ದು ಅವುಗಳನ್ನು ನೀವು ತಿನ್ನುವಿರಿ."

لَكُمْ فِيهَا فَاكِهَةٌ كَثِيرَةٌ مِنْهَا
تَأْكُلُونَ ﴿٧٣﴾

74. ಅಪರಾಧಿಗಳಂತು ಸದಾ ನರಕ ಯಾತನೆಯಲ್ಲಿ ನರಳುತ್ತಿರುವರು.

إِنَّ الْمُجْرِمِينَ فِي عَذَابٍ جَهَنَّمَ
خَالِدُونَ ﴿٧٤﴾

75. ಅವರ ಯಾತನೆಯಲ್ಲಿ ಎಂದೂ ಕಡಿತವಾಗದು. ಅವರು ನಿರಾಶರಾಗಿ ಅದರಲ್ಲಿ ಬಿದ್ದು ಕೊಂಡಿರುವರು.

لَا يُفْتَرُّ عَنْهُمْ وَهُمْ فِيهِ مُبْلِسُونَ ﴿٧٥﴾

76. ಅವರ ಮೇಲೆ ನಾವು ಅಕ್ರಮವೆಸಗಲಿಲ್ಲ. ವಾಸ್ತವದಲ್ಲಿ ಸ್ವತಃ ಅವರೇ ತಮ್ಮ ಮೇಲೆ ಅಕ್ರಮವೆಸಗುತ್ತಲಿದ್ದರು.

وَمَا ظَلَمْنَاهُمْ وَلَكِنْ كَانُوا
هُمْ الظَّالِمِينَ ﴿٧٦﴾

77. ಅವರು, "ಮಾಲಿಕ¹⁴, ನಿನ್ನ ಪ್ರಭು ನಮ್ಮನ್ನು ಮುಗಿಸಿಯೇ ಬಿಟ್ಟರೆ ಲೇಸು" ಎಂದು ರೋದಿಸುವರು. ಆಗ ಅವನು ಉತ್ತರ ಕೊಡುವನು, "ನೀವು ಹೀಗೆಯೇ ಬಿದ್ದುಕೊಂಡಿರುವಿರಿ.

وَنَادُوا يٰمَلِكُ لِيَقْضِ عَلَيْنَا رُبِّيكَ
قَالَ إِنَّكُمْ مُكْتُوبُونَ ﴿٧٧﴾

78. ನಾವು ಸತ್ಯದೊಂದಿಗೆ ನಿಮ್ಮ ಬಳಿಗೆ ಬಂದಿದ್ದೆವು. ಆದರೆ, ನಿಮ್ಮಲ್ಲಿ ಅನೇಕರಿಗೆ ಸತ್ಯವೇ ಅಪ್ರಿಯವಾಗಿತ್ತು."¹⁵

لَقَدْ جِئْتُمْ بِالْحَقِّ وَلَكِنَّ أَكْثَرَكُمْ
لِلْحَقِّ كَرِهُونَ ﴿٧٨﴾

79. ಇವರೇನಾದರೂ ಕಾರ್ಯಾಚರಣೆ ಮಾಡಲು ತೀರ್ಮಾನಿಸಿರುವರೇ?¹⁶ ಸರಿ, ಹಾಗಾದರೆ ನಾವೂ ಒಂದು ತೀರ್ಮಾನ ಮಾಡಿಕೊಳ್ಳುತ್ತೇವೆ.

أَمْ أَبْرَمُوا أَمْرًا فَإِنَّا مُبْرِمُونَ ﴿٧٩﴾

14. ಮಾತಿನ ಧಾಟಿಯಿಂದಲೇ ವ್ಯಕ್ತವಾಗುವಂತೆ ಇಲ್ಲಿ ನರಕದ ಮೇಲ್ವಿಚಾರಕನನ್ನು 'ಮಾಲಿಕ' ಎನ್ನಲಾಗಿದೆ.

15. ಸರಕಾರದ ಯಾವುದೇ ಅಧಿಕಾರಿ 'ನಾವು' ಎಂಬ ಪದ ಪ್ರಯೋಗಿಸಿದರೆ ಅದರ ಅರ್ಥ ನಮ್ಮ ಸರ್ಕಾರ ಈ ಕೆಲಸ ಮಾಡಿದೆ ಅಥವಾ ಈ ಆಜ್ಞೆ ಕೊಟ್ಟಿದೆ ಎಂದಾಗುತ್ತದೆ. ಇಲ್ಲಿ ನರಕದ ಮೇಲ್ವಿಚಾರಕ, "ನಾವು ನಿಮ್ಮ ಬಳಿಗೆ ಸತ್ಯವನ್ನು ತಂದಿದ್ದೆವು" ಎಂದು ಹೇಳುವುದು ಇದೇ ಧಾಟಿಯಲ್ಲಾಗಿದೆ.

16. ಕುರೈಶರ ಸರದಾರರು ತಮ್ಮ ನಿಗೂಢ ಸಭೆಗಳಲ್ಲಿ ಪ್ರವಾದಿವರ್ಯರ(ಸ) ವಿರುದ್ಧ ಯಾವುದಾದರೂ ನಿರ್ಣಾಯಕ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸುತ್ತಲಿದ್ದರು. ಅದರ ಕಡೆಗೆ ಬೊಟ್ಟು ಮಾಡಿ ಈ ಮಾತು ಹೇಳಲಾಗಿದೆ.

80. ನಾವು ಇವರ ರಹಸ್ಯ ಮಾತುಗಳನ್ನೂ ಪಿಸು ನುಡಿಗಳನ್ನೂ ಕೇಳುವುದಿಲ್ಲವೆಂದು ಇವರು ಗ್ರಹಿಸಿಕೊಂಡಿರುವರೇ? ನಾವು ಎಲ್ಲವನ್ನೂ ಅಲಿಸುತ್ತಿದ್ದೇವೆ ಮತ್ತು ನಮ್ಮ ದೂತರು (ದೇವ ಚರರು) ಇವರ ಬಳಿಯಲ್ಲೇ ಬರೆಯುತ್ತಿದ್ದಾರೆ.

أَمْ يَحْسَبُونَ أَنَّا لَا نَسْمَعُ سِرَّهُمْ
وَنَجْوَاهُمْ طَبْلَىٰ وَرُسُلَنَا لَكُم مَّيْكُتُبُونَ ﴿٤٠﴾

81. ನಿಜಕ್ಕೂ ರಹ್ಮಾನನಿಗೆ ಸಂತತಿ ಇರುತ್ತಿದ್ದರೆ ಎಲ್ಲರಿಗಿಂತಲೂ ಮುಂಚೆ ಆರಾಧಿಸುವವನು ನಾನೇ ಆಗಿರುತ್ತಿದ್ದನೆಂದು ಇವರೊಡನೆ ಹೇಳಿರಿ.

قُلْ إِنْ كَانَ لِلرَّحْمَنِ وَكَذَّابَاتِنَا
أَوَّلُ الْعِبَادِينَ ﴿٤١﴾

82. ಭೂಮಿ-ಆಕಾಶಗಳ ಸಾರ್ವಭೌಮ ಮತ್ತು ವಿಶ್ವಸಿಂಹಾಸನದ ಪ್ರಭುವು, ಇವರು ಅವನ ಮೇಲೆ ಆರೋಪಿಸುತ್ತಿರುವ ಸಕಲ ದೋಷಗಳಿಂದ ಮುಕ್ತನಾಗಿರುತ್ತಾನೆ.

سُبْحَانَ رَبِّ السَّمَوَاتِ وَالْأَرْضِ رَبِّ
الْعَرْشِ عَمَّا يَصِفُونَ ﴿٤٢﴾

83. ಇವರಿಗೆ ಎಚ್ಚರಿಕೆ ನೀಡಲಾಗುತ್ತಿರುವ ಆ ದಿನವನ್ನು ಇವರು ಕಾಣುವ ವರೆಗೂ ಇವರನ್ನು ಇವರ ಮಿಥ್ಯ ವಿಚಾರಗಳಲ್ಲಿ ಮುಳುಗಿರಲು ಮತ್ತು ಆಟ ವಿನೋದಗಳಲ್ಲಿ ಮೈಮರೆತಿರಲು ಬಿಟ್ಟು ಬಿಡಿರಿ.

فَذَرِهِمْ يَخُوضُونَ وَيَعْبُوا حَتَّىٰ يُلَاقُوا
يَوْمَهُمُ الَّذِي يُوْعَدُونَ ﴿٤٣﴾

84. ಅವನೊಬ್ಬನೇ ಆಕಾಶದಲ್ಲೂ ಆರಾಧ್ಯನು ಮತ್ತು ಭೂಮಿಯಲ್ಲೂ ಆರಾಧ್ಯನು. ಅವನೇ ಯುಕ್ತಿಪೂರ್ಣನೂ ಸರ್ವಜ್ಞನೂ ಆಗಿರುತ್ತಾನೆ.

وَ هُوَ الَّذِي فِي السَّمَاءِ إِلَهٌ وَفِي الْأَرْضِ
إِلَهٌ ط وَ هُوَ الْحَكِيمُ الْعَلِيمُ ﴿٤٤﴾

85. ಅವನು ಅತ್ಯುನ್ನತನಾಗಿದ್ದು ಭೂಮಿ-ಆಕಾಶಗಳು ಮತ್ತು ಅವುಗಳ ನಡುವೆ ಇರುವ ಪ್ರತಿಯೊಂದು ವಸ್ತುವು ಅವನದೇ ಪ್ರಭುತ್ವ ದಲ್ಲಿದೆ. ಪುನರುತ್ಥಾನದ ಘಳಿಗೆಯ ಜ್ಞಾನವೂ ಅವನಿಗೇ ಇದೆ ಮತ್ತು ನೀವೆಲ್ಲರೂ ಅವನ ಕಡೆಗೇ ಮರಳಿಸಲ್ಪಡುವಿರಿ.

وَتَبَرَكَ الَّذِي لَهُ مُلْكُ السَّمَوَاتِ
وَالْأَرْضِ وَمَا بَيْنَهُمَا وَعِنْدَهُ عِلْمُ
السَّاعَةِ وَالَّذِي تَرْجَعُونَ ﴿٤٥﴾

86. ಅವನನ್ನು ಬಿಟ್ಟು ಇವರು ಯಾರನ್ನು ಪ್ರಾರ್ಥಿಸುತ್ತಿರುವರೋ ಅವರಿಗೆ ಯಾವುದೇ ಶಿಫಾರಸಿನ ಅಧಿಕಾರವಿಲ್ಲ- ಯಾರಾದರೂ ಜ್ಞಾನದ ಆಧಾರದಲ್ಲಿ ಸತ್ಯದ ಸಾಕ್ಷಿ ಹೇಳುವುದರ ಹೊರತು.¹⁷


وَلَا يَمْلِكُ الَّذِينَ يَدْعُونَ مِنْ
دُونِهِ الشَّفَاعَةَ إِلَّا مَنْ شَهِدَ بِالْحَقِّ
وَهُمْ يَعْلَمُونَ ﴿٤٦﴾

87. ಇವರನ್ನು ಸೃಷ್ಟಿಸಿದವನಾರೆಂದು ನೀವು ಇವರೊಡನೆ ಕೇಳಿದರೆ

وَلَيْن سَأَلْتَهُمْ مَنْ خَلَقَهُمْ لَيَقُولُنَّ

17. ಅರ್ಥಾತ್- ಒಬ್ಬ ವ್ಯಕ್ತಿ ತಾನು ಯಾರನ್ನು ಆರಾಧ್ಯರಾಗಿ ಮಾಡಿಕೊಂಡಿದ್ದನೋ ಅವರು ಖಂಡಿತವಾಗಿಯೂ ಶಿಫಾರಸು ಮಾಡುವ ಸಾಮರ್ಥ್ಯ ಹೊಂದಿದ್ದಾರೆ ಮತ್ತು ಅವರು ಯಾರಿಗೆ ಬೇಕಾದರೂ ಕ್ಷಮೆ ದೊರಕಿಸಿ ಕೊಡುವಷ್ಟು ಪ್ರಭಾವವನ್ನು ಅಲ್ಲಾಹನ ಬಳಿ ಹೊಂದಿದ್ದಾರೆ ಎಂದು ಹೇಳುವುದಾದರೆ, - ಅವರು ಜ್ಞಾನದ ಆಧಾರದಲ್ಲಿ ತಮ್ಮ ಮಾತು ಸತ್ಯವಾದುದೆಂದು ಸಾಕ್ಷ್ಯವಹಿಸಬಲ್ಲರೇ?


<p>ಅಲ್ಲಾಹನೆಂದು ಸ್ವತಃ ಇವರೇ ಹೇಳುವರು.¹⁸ ಹೀಗಿರುತ್ತ ಇವರು ಎಲ್ಲಿಂದ ಮೋಸ ಹೋಗುತ್ತಿದ್ದಾರೆ?</p>	<p>اللَّهُ فَاتَىٰ يُؤْتِكُونَ ﴿٧٧﴾</p>
<p>88. "ಪ್ರಭೂ, ಇವರು ವಿಶ್ವಾಸವಿಡುವವರಲ್ಲ" ಎಂಬ ಸಂದೇಶವಾಹಕರ ಮಾತಿನಾಣೆ!¹⁹</p>	<p>وَقِيلَ لَهُ يَرْبِّ إِنَّ هَؤُلَاءِ قَوْمٌ لَا يُؤْمِنُونَ ﴿٧٨﴾</p>
<p>89. ಸಂದೇಶವಾಹಕರೇ ಇವರನ್ನು ಮನ್ನಿಸಿರಿ ಮತ್ತು ನಿಮಗೆ ಸಲಾಮ್(ಶಾಂತಿ) ಎಂದು ಹೇಳಿರಿ. ಸದ್ಯವೇ ಇವರಿಗೆ ತಿಳಿದು ಬರುವುದು.</p>	<p>فَاَصْفَحْ عَنْهُمْ وَقُلْ سَلَامٌ ﴿٧٩﴾ فَسَوْفَ يَعْلَمُونَ ﴿٨٠﴾</p>
<hr/>	
<p>18. ಈ ಸೂಕ್ತಕ್ಕೆ ಎರಡು ಅರ್ಥಗಳಿವೆ. ಮೊದಲನೆಯದಾಗಿ ನೀವು ಅವರೊಡನೆಯೇ, "ನಿಮ್ಮನ್ನು ಸೃಷ್ಟಿಸಿದವರು ಯಾರು?" ಎಂದು ಕೇಳಿದರೆ ಅವರು 'ಅಲ್ಲಾಹ್' ಎಂದು ಹೇಳುವರು. ಎರಡನೆಯದಾಗಿ ನೀವು ಅವರೊಡನೆ, "ನಿಮ್ಮ ಈ ಆರಾಧ್ಯರುಗಳ ಸೃಷ್ಟಿಕರ್ತ ಯಾರು?" ಎಂದು ಕೇಳಿದರೆ ಅವರು 'ಅಲ್ಲಾಹ್' ಎಂದು ಹೇಳುವರು.</p> <p>19. ಅರ್ಥಾತ್- "ಓ ಪ್ರಭೂ! ಇವರು ವಿಶ್ವಾಸವಿಡುವವರಲ್ಲ" ಎಂಬ ಪ್ರವಾದಿಯ ಮಾತಿನ ಆಣೆ, ಇವರು ವಿಚಿತ್ರ ರೀತಿಯ ಆತ್ಮವಂಚನೆಯಲ್ಲಿ ಸಿಲುಕಿದ್ದಾರೆ. ಅವರ ಮತ್ತು ಅವರ ಆರಾಧ್ಯರುಗಳ ಸೃಷ್ಟಿಕರ್ತ ಅಲ್ಲಾಹನೇ ಆಗಿದ್ದಾನೆಂದು ಅವರು ಸ್ವತಃ ಒಪ್ಪಿಕೊಳ್ಳುತ್ತಾರೆ. ಆದರೂ ಸೃಷ್ಟಿಕರ್ತನನ್ನು ಬಿಟ್ಟು ಸೃಷ್ಟಿಯ ಆರಾಧನೆಗಾಗಿ ಅವರು ಪಟ್ಟು ಹಿಡಿದಿದ್ದಾರೆ.</p>	



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಹಾಮೀಮ್.
2. ಈ ಸುವ್ಯಕ್ತ ಗ್ರಂಥದಾಣೆ-
3. ನಿಶ್ಚಯವಾಗಿಯೂ ನಾವು ಇದನ್ನು ಒಂದು ಮಹಾ ಸಮೃದ್ಧ ರಾತ್ರಿಯಲ್ಲಿ ಅವತೀರ್ಣಗೊಳಿಸಿದೆವು.¹ ಏಕೆಂದರೆ, ನಾವು ಜನರಿಗೆ ಎಚ್ಚರಿಕೆ ನೀಡಲಿಚ್ಛಿಸಿದೆವು.
- 4-5. ಅದು ನಮ್ಮ ಅಪ್ಪಣೆಯಿಂದ ಸಕಲ ವಿಷಯಗಳ ಯುಕ್ತಿಪೂರ್ಣ ವಾದ ತೀರ್ಪು ಸಾದರ ಗೊಳಿಸುವಂತಹ ರಾತ್ರಿಯಾಗಿತ್ತು.² ನಾವು ಓರ್ವ ಸಂದೇಶವಾಹಕನನ್ನು ಕಳುಹಿಸಲಿದ್ದೆವು.
6. ನಿನ್ನ ಪ್ರಭುವಿನ ಅನುಗ್ರಹದ ರೂಪದಲ್ಲಿ! ನಿಶ್ಚಯವಾಗಿಯೂ ಅವನೇ ಸರ್ವವನ್ನೂ ಆಲಿಸುವವನು ಮತ್ತು ಸರ್ವವನ್ನೂ ಅರಿಯುವವನಾಗಿದ್ದಾನೆ.
7. ಭೂಮಿ-ಆಕಾಶಗಳ ಹಾಗೂ ಅವುಗಳ ನಡುವೆ ಇರುವ ಪ್ರತಿಯೊಂದು ವಸ್ತುವಿನ ಪ್ರಭು; ನೀವು ನಿಜಕ್ಕೂ ನಂಬಿಕೆಯುಳ್ಳವರಾಗಿದ್ದರೆ.
8. ಅವನ ಹೊರತು ಇತರ ಆರಾಧ್ಯರಾರೂ ಇಲ್ಲ.³ ಅವನೇ



بِسْمِ اللَّهِ الرَّحْمَنِ الرَّحِيمِ

حَمْدٌ

وَالْكِتَابِ الْمُبِينِ

إِنَّا أَنْزَلْنَاهُ فِي لَيْلَةِ مُبْرَكٍ
إِنَّا كُنَّا مُنذِرِينَ

فِيهَا يُفْرَقُ كُلُّ أَمْرٍ حَكِيمٍ
أَمْراً مِّنْ عِنْدِنَا إِنَّا كُنَّا مُرْسِلِينَ

رَحْمَةً مِّنْ رَبِّكَ إِنَّهُ هُوَ السَّمِيعُ الْعَلِيمُ

رَبِّ السَّمَوَاتِ وَالْأَرْضِ وَمَا بَيْنَهُمَا
إِنْ كُنْتُمْ مُّؤْمِنِينَ

لَا إِلَهَ إِلَّا هُوَ يُحْيِي وَيُمِيتُ رَبُّكُمْ

1. ಅರ್ಥಾತ್- 'ಲೈಲತುಲ್ ಕದ್ರ್' ಅಥವಾ ವಿಧಿನಿರ್ಣಾಯಕ ರಾತ್ರಿ.
2. ಅಲ್ಲಾಹನ ದಿವ್ಯ ವ್ಯವಸ್ಥೆಯಲ್ಲಿ ವ್ಯಕ್ತಿ, ಜನಾಂಗ ಮತ್ತು ರಾಷ್ಟ್ರಗಳ ವಿಧಿಯನ್ನು ನಿಶ್ಚಯಿಸಿ ಅದನ್ನು ದೇವಚರರಿಗೆ ಒಪ್ಪಿಸಿ ಬಿಡುವಂತಹ ರಾತ್ರಿಯೊಂದಿದೆ. ಅನಂತರ ಅವರು ಅದನ್ನೇ ಕೃತಿಗಳಿಸುತ್ತಾರೆ ಎಂದು ಇದರಿಂದ ತಿಳಿದು ಬರುತ್ತದೆ.
3. ಆರಾಧ್ಯ ಎಂದರೆ ದಾಸ್ಯ-ಆರಾಧನೆಗಳಿಗೆ ಅರ್ಹನಾದ ನೈಜ ಆರಾಧ್ಯ.

<p>ಜೀವಂತಗೊಳಿಸುತ್ತಾನೆ ಮತ್ತು ಅವನೇ ಮರಣ ಕೊಡುತ್ತಾನೆ. ಅವನೇ ನಿಮ್ಮ ಪ್ರಭು ಮತ್ತು ನಿಮಗಿಂತ ಮುಂಚೆ ಗತಿಸಿದ ಪೂರ್ವಜರ ಪ್ರಭು.</p>	<p>وَرَبُّ آبَائِكُمُ الْأَوَّلِينَ ⑩</p>
<p>9. (ಆದರೆ ವಾಸ್ತವದಲ್ಲಿ ಇವರಿಗೆ ನಂಬಿಕೆ ಇಲ್ಲ.) ಅಷ್ಟೇ ಅಲ್ಲ ಇವರು ಸಂಶಯದಲ್ಲೇ ಬಿದ್ದು ಆಟವಾಡುತ್ತಿದ್ದಾರೆ.</p>	<p>بَلْ هُمْ فِي شَكٍّ يَلْعَبُونَ ⑪</p>
<p>10-11. ಸರಿ, ಆಕಾಶವು ಸೃಷ್ಟವಾದ ಹೊಗೆಯೊಂದಿಗೆ ಬಂದು ಜನರನ್ನು ಆವರಿಸಿಕೊಳ್ಳಲಿರುವ ಆ ದಿನಕ್ಕಾಗಿ ಕಾಯಿರಿ. ಇದುವೇ ಯಾತನಾಮಯ ಶಿಕ್ಷೆಯಾಗಿದೆ.</p>	<p>فَأَنْتَقِبُ يَوْمَ تَأْتِي السَّمَاءُ بِدُخَانٍ مُّبِينٍ ⑫ يَغْشى النَّاسُ هَذَا عَذَابٌ أَلِيمٌ ⑬</p>
<p>12. (ಇವರಿಗೇ) ನಮ್ಮ ಪ್ರಭು! ನಮ್ಮ ಮೇಲಿಂದ ಈ ಯಾತನೆಯನ್ನು ನೀಗಿಸು, ನಾವು ಸತ್ಯವಿಶ್ವಾಸಿಗಳಾಗುತ್ತೇವೆ (ಎನ್ನುತ್ತಿದ್ದಾರೆ) -</p>	<p>رَبَّنَا كَشِفْ عَنَّا الْعَذَابَ إِنَّا مُؤْمِنُونَ ⑭</p>
<p>13. ಇವರ ಅನಾಸ್ಥೆಯು ದೂರವಾಗುವುದೆಂದು? ಇವರ ಬಳಿಗೆ ಪ್ರತ್ಯಕ್ಷ ಸಂದೇಶವಾಹಕ ಬಂದಿದ್ದರು.⁴</p>	<p>أَلَيْسَ لَهُمُ الذِّكْرَى وَقَدْ جَاءَهُمْ رَسُولٌ مُّبِينٌ ⑮</p>
<p>14. ಆದರೂ ಇವರು ಅವರ ಕಡೆಗೆ ಗಮನ ಹರಿಸಲಿಲ್ಲ ಮತ್ತು "ಇವನೊಬ್ಬ ಕಲಿಸಲ್ಪಟ್ಟ ಹುಚ್ಚ" ಎಂದರು.</p>	<p>ثُمَّ تَوَلَّوْا عَنهُ وَقَالُوا مَعْلَمٌ مَّجُنُونٌ ⑯</p>
<p>15. ನಾವು ಯಾತನೆಯನ್ನು ಕಿಂಚಿತ್ ಸರಿಸಿಬಿಟ್ಟರೆ ನೀವು ಮೊದಲು ಮಾಡುತ್ತಿದ್ದುದನ್ನೇ ಪುನಃ ಮಾಡುವಿರಿ.</p>	<p>إِنَّا كَاشِفُو الْعَذَابِ قَلِيلًا إِنَّكُمْ عَائِدُونَ ⑰</p>
<p>16. ನಾವು ಭಾರೀ ಹೊಡೆತ ನೀಡಲಿರುವ ದಿನವೇ ನಾವು ನಿಮ್ಮ ಮೇಲೆ ಸೇಡು ತೀರಿಸುವ ದಿನವಾಗಿರುವುದು.</p>	<p>يَوْمَ نَبْطِشُ الْبَطْشَةَ الْكُبْرَى إِنَّا مُنتَقِمُونَ ⑱</p>
<p>17. ನಾವು ಇವರಿಗಿಂತ ಮುಂಚೆ ಫಿರಾಕಿನ ಜನಾಂಗವನ್ನು ಇದೇ ಪರೀಕ್ಷೆಗೆ ಒಳಪಡಿಸಿದ್ದೆವು. ಅವರ ಬಳಿಗೆ ಓರ್ವ ಸನ್ಮಾನ್ಯ ಸಂದೇಶವಾಹಕರು ಬಂದರು-</p>	<p>وَلَقَدْ فَتَنَّا قَبْلَهُمْ قَوْمَ فِرْعَوْنَ وَجَاءَهُمْ رَسُولٌ كَرِيمٌ ⑲</p>
<p>18. (ಅವರು ಹೀಗೆ ಹೇಳಿದರು)- "ಅಲ್ಲಾಹನ ದಾಸರನ್ನು ನನ್ನ ವಶಕ್ಕೆ ಒಪ್ಪಿಸಿ ಬಿಡಿರಿ. ನಾನು ನಿಮ್ಮ ಪಾಲಿಗೆ ಓರ್ವ ಪ್ರಾಮಾಣಿಕ ಸಂದೇಶವಾಹಕನಾಗಿದ್ದೇನೆ-</p>	<p>أَنْ أَدُّوا إِلَيَّ عِبَادَ اللَّهِ إِنِّي لَكُمْ رَسُولٌ أَمِينٌ ⑳</p>

4. ಈ ಸೂಕ್ತ ಮತ್ತು 16ನೆಯ ಸೂಕ್ತದಲ್ಲಿ ನಿರ್ಣಾಯಕ ದಿನದ ಯಾತನೆಯ ಪ್ರಸ್ತಾವವಿದೆ. 15ನೆಯ ಸೂಕ್ತದಲ್ಲಿರುವ ಯಾತನೆಯ ಪ್ರಸ್ತಾವ ಈ ಅಧ್ಯಾಯದ ಅವತೀರ್ಣದ ವೇಳೆ ಮಕ್ಕಾದ ಜನರು ಈಡಾಗಿದ್ದ 'ಬರಗಾಲದ ಯಾತನೆಯಾಗಿದೆ.

5. ಅರ್ಥಾತ್- ಪ್ರವಾದಿತ್ವವು ಅತ್ಯಂತ ವ್ಯಕ್ತವಾಗಿರುವಂತಹ ಪ್ರವಾದಿ.

19. ಅಲ್ಲಾಹನ ವಿರುದ್ಧ ವಿದ್ರೋಹವೆಸಗಬೇಡಿ. ನಾನು (ನನ್ನ ಪ್ರವಾದಿತ್ವದ ಬಗ್ಗೆ) ಸುಸ್ಪಷ್ಟ ಪುರಾವೆಯನ್ನು ನಿಮ್ಮ ಮುಂದಿಡುತ್ತೇನೆ.

وَأَنْ لَا تَعْلُوا عَلَى اللَّهِ إِنِّي آتِيكُمْ
بِسُلْطَنٍ مُّبِينٍ ﴿١٩﴾

20. ನೀವು ನನ್ನ ಮೇಲೆ ಹಲ್ಲೆ ನಡೆಸುವುದರ ಬಗ್ಗೆ ನಾನು ನನ್ನ ಮತ್ತು ನಿಮ್ಮ ಪ್ರಭುವಿನ ಅಭಯ ಪಡೆದಿರುತ್ತೇನೆ.

وَإِنِّي عُدْتُ بِرَبِّي وَرَبِّكُمْ أَنْ تَرْجُونَنِي

21. ನೀವು ನನ್ನ ಮಾತು ಕೇಳದಿದ್ದರೆ ನನ್ನ ಮೇಲೆ ಕೈ ಮಾಡುವುದರಿಂದ ದೂರವಿರಿ."

وَإِنْ لَمْ تُؤْمِنُوا لِي فَاَعْتَرِزُوا

22. ಕೊನೆಗೆ ಅವರು ತಮ್ಮ ಪ್ರಭುವನ್ನು ಕೂಗಿ, "ಇವರೊಂದು ಅಪರಾಧಿ ಜನಾಂಗದವರಾಗಿದ್ದಾರೆ" ಎಂದರು.

فَدَعَا رَبَّهُ أَنْ هُوَ لَكُمْ مُجْرِمُونَ ﴿٢٢﴾

23. (ಅದಕ್ಕೆ ಉತ್ತರವಾಗಿ ಹೀಗೆ ಹೇಳಲಾಯಿತು) "ಹಾಗಿದ್ದರೆ ನೀವು ರಾತೋರಾತ್ರಿ ನನ್ನ ದಾಸರನ್ನು ಕರೆದುಕೊಂಡು ಹೋಗಿಬಿಡಿರಿ. ನಿಮ್ಮನ್ನು ಬೆನ್ನಟ್ಟಲಾಗುವುದು-

فَأَسْرِعُوا بَادِي لَيْلَا إِنَّكُمْ مُتَّبَعُونَ ﴿٢٣﴾

24. ಸಮುದ್ರವನ್ನು ಅದರ ಪಾಡಿಗೆ ತೆರೆದೇ ಇಡಲು ಬಿಡಿರಿ. ಈ ಸೇನೆಯು ಸಂಪೂರ್ಣ ಮುಳುಗಿ ಹೋಗುವುದು."

وَإِنَّكَ الْبَحْرُ رَهَوًا إِتَّهُمْ جُثَّةٌ
مُغْرَقُونَ ﴿٢٤﴾

25-26. ಅವರು ಅದೆಷ್ಟೋ ಉದ್ಯಾನಗಳನ್ನೂ ಚಿಲುಮೆಗಳನ್ನೂ ಹೊಲಗಳನ್ನೂ ಭವ್ಯ ಅರಮನೆಗಳನ್ನೂ ಬಿಟ್ಟು ಹೋದರು.

كَمْ تَرَكُوا مِنْ جَنَّاتٍ وَعَيْوِينَ ﴿٢٥﴾
وَسُرُورٍ وَمَقَامٍ كَرِيمٍ ﴿٢٦﴾

27. ಅವರು ಸುಖಿಸುತ್ತಿದ್ದ ಎಷ್ಟೋ ಭೋಗ ಸಾಮಗ್ರಿಗಳು ಅವರ ಹಿಂದೆಯೇ ಉಳಿದು ಬಿಟ್ಟವು-

وَنَعَمٍ كَانُوا فِيهَا فُكِهَيْنَ ﴿٢٧﴾

28. ಅವರ ಅಂತ್ಯ ಹೀಗಾಯಿತು. ನಾವು ಇತರರನ್ನು ಈ ವಸ್ತುಗಳ ವಾರಿಸುದಾರರಾಗಿ ಮಾಡಿದೆವು.

كَذَلِكَ وَأَوْحَيْنَا قَوْمًا آخَرِينَ ﴿٢٨﴾

29. ತರುವಾಯ ಆಕಾಶವಾಗಲಿ-ಭೂಮಿಯಾಗಲಿ ಅವರಿಗಾಗಿ ರೋದಿಸಲಿಲ್ಲ ಮತ್ತು ಒಂದಿಷ್ಟು ಕಾಲಾವಕಾಶವನ್ನೂ ಅವರಿಗೆ ನೀಡಲಾಗಲಿಲ್ಲ.

فَمَا بَكَتْ عَلَيْهِمُ السَّمَاءُ وَالْأَرْضُ وَمَا
كَانُوا مُنظَرِينَ ﴿٢٩﴾

30-31. ಹೀಗೆ ನಾವು ಬನೀಇಸ್ರಾ'ಈಲರನ್ನು ನಿಂದನೀಯ

وَلَقَدْ نَجَّيْنَا بَنِي إِسْرَائِيلَ مِنَ
الْعَدَابِ السَّيِّئِينَ ﴿٣٠﴾

- ಯಾತನೆಯಿಂದಲೂ ಮಿತಿಮೀರಿ ಸಾಗುವವರ ಪೈಕಿ ನಿಜಕ್ಕೂ ಅತ್ಯಂತ ಮೇಲ್ಮಟ್ಟದವನಾಗಿದ್ದ ಫಿರ್‌ಜಿನಿಂದಲೂ ಮುಕ್ತಿ ನೀಡಿದವು.
32. ನಾವು, ಅವರ ಅವಸ್ಥೆಯನ್ನು ತಿಳಿದಿರುತ್ತಲೇ ಅವರಿಗೆ ಜಗತ್ತಿನ ಇತರ ಜನಾಂಗಗಳ ಮೇಲೆ ಪ್ರಾಶಸ್ಯ ನೀಡಿದವು-
33. ಮತ್ತು ಸುಸ್ಥಷ್ಟ ಪರೀಕ್ಷೆಯಿದ್ದ ನಿದರ್ಶನಗಳನ್ನು ಅವರಿಗೆ ತೋರಿಸಿ ಕೊಟ್ಟೆವು.
34. ಇವರು ಹೇಳುತ್ತಾರೆ:
35. "ನಮ್ಮ ಪ್ರಥಮ ಬಾರಿಯ ಮೃತ್ಯುವಿನ ಹೊರತು ಬೇರೇನೂ ಇಲ್ಲ. ಆ ಬಳಿಕ ನಾವು ಪುನಃ ಎಬ್ಬಿಸಲ್ಪಡಲಾರೇವು.
36. ನೀವು ಸತ್ಯವಾದಿಯಾಗಿದ್ದರೆ ನಮ್ಮ ಪೂರ್ವಜರನ್ನು ಎಬ್ಬಿಸಿ ತನ್ನಿರಿ."
37. ಇವರು ಉತ್ತಮರೋ ಅಥವಾ 'ತುಬ್ಬಲ್' ಜನಾಂಗ ಮತ್ತು ಅದಕ್ಕಿಂತ ಹಿಂದಿನವರು ಉತ್ತಮರೋ ಅವರು ಅಪರಾಧಿಗಳಾಗಿದ್ದುದರಿಂದಲೇ ನಾವು ಅವರನ್ನು ನಾಶಗೊಳಿಸಿದೆವು.
38. ಈ ಭೂಮಿ-ಆಕಾಶಗಳನ್ನೂ ಅವುಗಳ ನಡುವೆ ಇರುವ ವಸ್ತುಗಳನ್ನೂ ನಾವೇನೂ ಲೀಲೆಗಾಗಿ ಉಂಟು ಮಾಡಿದುದಲ್ಲ.
39. ನಾವು ಅವುಗಳನ್ನು ಸತ್ಯಪೂರ್ಣವಾಗಿ ಸೃಷ್ಟಿಸಿದ್ದೇವೆ. ಆದರೆ ಇವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.
40. ಇವರೆಲ್ಲರೂ ಎಬ್ಬಿಸಲ್ಪಡಲು ನಿಶ್ಚಿತವಾಗಿರುವ ಸಮಯವು ತೀರ್ಪಿನ ದಿನವಾಗಿದೆ.
41. ಅಂದು ಯಾವನೇ ನಿಕಟ ಬಂಧು ತನ್ನ ನಿಕಟಬಂಧುವಿಗೆ ಸ್ವಲ್ಪವೂ ಉಪಯುಕ್ತನಾಗಲಾರನು ಮತ್ತು ಅವರಿಗೆ ಎಲ್ಲಿಂದಲೂ ಸಹಾಯ ಒದಗಲಾರದು.
6. 'ತುಬ್ಬಲ್' ಎಂಬುದು 'ಹಿಮ್‌ಯರ್' ಗೋತ್ರದ ರಾಜರುಗಳ ಬಿರುದಾಗಿತ್ತು. ಇದು ಬೇರೆ ಬೇರೆ ದೇಶದ ರಾಜರುಗಳಿಗೆ 'ಕಿನ್ಯಾ', 'ಕೈಸರ್' ಮತ್ತು 'ಫಿರ್‌ಜಿನ್' ಮುಂತಾದ ಹೆಸರುಗಳಿದ್ದಂತೆಯೇ ಇದೆ. ಇವರು 'ಸಬಾ' ಜನಾಂಗದ ಒಂದು ಶಾಖೆಯಾಗಿದ್ದರು. ಅರೇಬಿಯಾದಲ್ಲಿ ಇವರು ಶತಮಾನಗಳ ಕಾಲ ಆಡಳಿತ ನಡೆಸುತ್ತಿದ್ದರು.

42. ಯಾರ ಮೇಲಾದರೂ ಅಲ್ಲಾಹನೇ ಕೃಪೆ ತೋರುವುದರ ಹೊರತು. ಅವನು ಮಹಾಪ್ರಬಲನೂ ಕರುಣಾನಿಧಿಯೂ ಆಗಿರುತ್ತಾನೆ.

إِلَّا مَنْ رَحِمَ اللَّهُ ط إِنَّهُ هُوَ الْعَزِيزُ
الرَّحِيمُ ﴿٤٢﴾

43. 'ಝಕ್ಕೂಮ್' ವೃಕ್ಷವು-

إِنَّ شَجَرَتَ الرَّقْمِ ﴿٤٣﴾

44. ಪಾಪಿಗಳ ಆಹಾರವಾಗಿರುವುದು-

طَعَامُ الْأَشِيمِ ﴿٤٤﴾

45. ಎಣ್ಣೆಯ ಮಡ್ಡಿಯಂತೆ.- ಅದು ಹೊಟ್ಟೆಯೊಳಗೆ ಕುದಿಯುತ್ತಿರುವುದು.

كَالْمُهْلِ يَغْلِي فِي الْبُطُونِ ﴿٤٥﴾

46. ಬಿಸಿ ನೀರು ಕುದಿಯುತ್ತಿರುವಂತೆ.

كَغَلِي الْحَمِيمِ ﴿٤٦﴾

47. "ಇವನನ್ನು ಹಿಡಿಯಿರಿ, ದರದರನೆ ಎಳೆಯುತ್ತ ನರಕದ ನಡು ಮಧ್ಯಕ್ಕೆ ಒಯ್ಯಿರಿ-

خُذُوهُ فَاعْتَلُوهُ إِلَىٰ سَوَاءِ الْجَحِيمِ ﴿٤٧﴾

48. ಮತ್ತು ಇವನ ತಲೆಯ ಮೇಲೆ ಕುದಿಯುವ ನೀರಿನ ಯಾತನೆಯನ್ನು ಸುರಿದು ಬಿಡಿರಿ.

ثُمَّ صُبُّوا فَوْقَ رَأْسِهِ مِنْ عَذَابِ الْحَمِيمِ ﴿٤٨﴾

49. ಇದರ ರುಚಿಯನ್ನು ಸವಿದುಕೋ. ನೀನೊಬ್ಬ ಮಹಾ ಮರ್ಯಾದಸ್ಥ!

ذُقْ إِنَّكَ أَنْتَ الْعَزِيزُ الْكَرِيمُ ﴿٤٩﴾

50. ನೀವೆಲ್ಲ ಸಂದೇಹ ಪಡುತ್ತಿದ್ದುದು ಇದರ ಬಗೆಗೇ ಆಗಿದೆ."

إِنَّ هَذَا مَا كُنْتُمْ بِهِ تَمْتَرُونَ ﴿٥٠﴾

51. ದೇವಭಯವುಳ್ಳವರು ಶಾಂತಿಧಾಮದಲ್ಲಿರುವರು,

إِنَّ الْمُتَّقِينَ فِي مَقَامٍ آمِنٍ ﴿٥١﴾

52. ಸ್ವರ್ಗೋದ್ಯಾನಗಳಲ್ಲೂ ಚಿಲುಮೆಗಳಲ್ಲೂ-

فِي جَنَّاتٍ وَعُيُونٍ ﴿٥٢﴾

53. 'ರೇಶ್ಮೆ- ಜರತಾರಿ' ಬಟ್ಟೆಗಳನ್ನು ಉಟ್ಟುಕೊಂಡು ಎದುರು ಬದುರಾಗಿ ಕುಳಿತಿರುವರು.

يَلْبَسُونَ مِنْ سُندُسٍ وَإِسْتَبْرَقٍ
مُتَقَابِلِينَ ﴿٥٣﴾

54. ಇದು ಅವರ ವೈಭವ ಮತ್ತು ನಾವು ಹರಿಣಾಕ್ಷಿಗಳುಳ್ಳ ಸುಂದರಾಂಗನೆಯರೊಂದಿಗೆ ಅವರ ವಿವಾಹ ಮಾಡಿಸುವೆವು.

كَذَلِكَ وَرَوَّجْنَاهُمْ بِحُورٍ عِينٍ ﴿٥٤﴾

55. ಅಲ್ಲಿ ಅವರು ನಿಶ್ಚಿಂತರಾಗಿ ಎಲ್ಲ ತರದ ರುಚಿಕರವಾದ ವಸ್ತುಗಳನ್ನು ತರಿಸಿಕೊಳ್ಳುವರು.

يَدْعُونَ فِيهَا بِكُلِّ فَاكِهَةٍ أَمِينٍ ﴿٥٥﴾

56-57. ಭೂಲೋಕದಲ್ಲಿ ಬಂದ ಮರಣದ ಹೊರತು ಅಲ್ಲಿ ಅವರೆಂದೂ ಮರಣದ ರುಚಿಯನ್ನು ಸವಿಯಲಾರರು. ಅಲ್ಲಾಹನು ತನ್ನ ಅನುಗ್ರಹದಿಂದ ಅವರನ್ನು ನರಕ ಯಾತನೆಯಿಂದ ರಕ್ಷಿಸುವನು. ಇದುವೇ ಅತಿ ದೊಡ್ಡ ಯಶಸ್ಸು.

لَا يَذُوقُونَ فِيهَا الْمَوْتَ إِلَّا الْمَوْتَةَ
الْأُولَىٰ وَوَقَّهُمُ عَذَابَ الْجَحِيمِ ﴿٥٦﴾
فَضْلًا مِّنْ رَبِّكَ ذَٰلِكَ هُوَ
الْفَوْزُ الْعَظِيمُ ﴿٥٧﴾


58. ಸಂದೇಶವಾಹಕರೇ, ಇವರು ಉಪದೇಶ ಪಡೆಯಲೆಂದು ನಾವು ಈ ಗ್ರಂಥವನ್ನು ನಿಮ್ಮ ಭಾಷೆಯಲ್ಲಿ ಸರಳಗೊಳಿಸಿದ್ದೇವೆ.

فَأَنصُرْهُمْ لِقَوْلِ رَبِّي لَأُبَلِّغَنَّكُمْ
أَقْسَامَ مَا نَزَّلْتُكُمْ بِهِ ۚ وَلَيَسِّرَنَّ
لَهُمُ الْكَلِمَٰتَ يَخْرُجُونَ ﴿٥٨﴾

59. ಇನ್ನು ನೀವೂ ಕಾಯಿರಿ, ಇವರೂ ಕಾಯುತ್ತಿದ್ದಾರೆ.

فَأَنصُرْهُمْ لِقَوْلِ رَبِّي لَأُبَلِّغَنَّكُمْ
أَقْسَامَ مَا نَزَّلْتُكُمْ بِهِ ۚ وَلَيَسِّرَنَّ
لَهُمُ الْكَلِمَٰتَ يَخْرُجُونَ ﴿٥٨﴾

۲
۱۴



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಹಾಮೀಮ್.
2. ಈ ಗ್ರಂಥದ ಅವತೀರ್ಣವು ಪ್ರಬಲನೂ ಯುಕ್ತಿಪೂರ್ಣನೂ ಆದ ಅಲ್ಲಾಹನ ಕಡೆಯಿಂದ ಆಗಿರುತ್ತದೆ.
3. ನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳಿಗೆ ಭೂಮಿ-ಆಕಾಶಗಳಲ್ಲಿ ಅನೇಕ ನಿದರ್ಶನಗಳಿವೆ.
4. ನಿಮ್ಮ ಸ್ವಂತ ಸೃಷ್ಟಿಯಲ್ಲಿ ಮತ್ತು (ಭೂಮಿಯ ಮೇಲೆ) ಅಲ್ಲಾಹನು ಹಬ್ಬಿಸುತ್ತಿರುವ ಪ್ರಾಣಿಗಳಲ್ಲಿ, ದೃಢ ನಂಬಿಕೆಯುಳ್ಳವರಿಗೆ ದೊಡ್ಡ ನಿದರ್ಶನಗಳಿವೆ.
5. ರಾತ್ರಿ ಹಗಲುಗಳ ವ್ಯತ್ಯಾಸದಲ್ಲಿ, ಅಲ್ಲಾಹನು ಆಕಾಶದಿಂದ ಜೀವನಾಧಾರವನ್ನಿಳಿಸಿ ಆ ಮೂಲಕ ಸತ್ತ ಭೂಮಿಯನ್ನು ಜೀವಂತಗೊಳಿಸುವುದರಲ್ಲಿ ಮತ್ತು ಮಾರುತಗಳ ಸಂಚಲನದಲ್ಲಿ ಬುದ್ಧಿಶಕ್ತಿಯುಳ್ಳವರಿಗೆ ಅನೇಕ ನಿದರ್ಶನಗಳಿವೆ.
6. ಇವು ಅಲ್ಲಾಹನ ನಿದರ್ಶನಗಳಾಗಿದ್ದು ಇವುಗಳನ್ನು ನಾವು ನಿಮ್ಮ ಮುಂದೆ ಸುವ್ಯಕ್ತವಾಗಿ ವಿವರಿಸುತ್ತಿದ್ದೇವೆ. ಹೀಗಿರುತ್ತಾ ಅಲ್ಲಾಹನ ಹಾಗೂ ಅವನ ವಚನಗಳ ಬಳಿಕ ಇನ್ನಾವ ವಿಷಯದ ಮೇಲೆ ಜನರು ವಿಶ್ವಾಸವಿರಿಸುವರು.
7. ಪ್ರತಿಯೊಬ್ಬ ಸುಳ್ಳಾರೋಪಿ ದುಷ್ಟನಿಗೆ ವಿನಾಶವಿದೆ-
8. ಅವನ ಮುಂದೆ ಅಲ್ಲಾಹನ ಸೂಕ್ತಗಳನ್ನು ಓದಿ ಹೇಳಲಾಗುತ್ತದೆ.



بِسْمِ اللَّهِ الرَّحْمَنِ الرَّحِيمِ

حَمِّ

تَنْزِيلُ الْكِتَابِ مِنَ اللَّهِ الْعَزِيزِ
الْحَكِيمِ

إِنَّ فِي السَّمَوَاتِ وَالْأَرْضِ لَآيَاتٍ
لِّلْمُؤْمِنِينَ

وَفِي خَلْقِكُمْ وَمَا يَبُتُّ مِنْ دَابَّةٍ
آيَاتٌ لِّقَوْمٍ يُوقِنُونَ

وَإِخْتِلَافِ اللَّيْلِ وَالنَّهَارِ وَمَا أَنْزَلَ اللَّهُ
مِنَ السَّمَاءِ مِنْ رِزْقٍ فَأَحْيَا بِهِ
الْأَرْضَ بَعْدَ مَوْتِهَا وَتَصْرِيفِ الرِّيحِ
آيَاتٌ لِّقَوْمٍ يَعْقِلُونَ

تِلْكَ آيَاتُ اللَّهِ تَتْلُوهَا عَلَيْكَ بِالْحَقِّ
فِي آيَاتٍ حَدِيثٍ بَعْدَ اللَّهِ وَآيَاتٍ يُؤْمِنُونَ

وَيْلٌ لِّكُلِّ أَفَّاكٍ أَثِيمٍ

يَسْمَعُ آيَاتِ اللَّهِ تُكَلِّمُ عَلَيْهِ ثُمَّ يَصِرُّ

<p>ಅವನು ಅದನ್ನು ಆಲಿಸುತ್ತಾನೆ. ಅನಂತರ ಅಹಂಕಾರದಿಂದ ಅವನು ಕೇಳಲೇ ಇಲ್ಲವೋ ಎಂಬಂತೆ ತನ್ನ ನಿಷೇಧ ನೀತಿಯಲ್ಲಿ ಸ್ಥಿರವಾಗಿರುತ್ತಾನೆ. ಇಂತಹವನಿಗೆ ವೇದನಾಯುಕ್ತ ಯಾತನೆಯ ಸುವಾರ್ತೆ ಕೊಟ್ಟುಬಿಡಿರಿ.</p>	<p>مُسْتَكْبِرًا كَأَن لَّمْ يَسْمَعْهَا فَبَشِّرْهُ بِعَذَابِ الْيَوْمِ ①</p>
<p>9. ನಮ್ಮ ಸೂಕ್ತಗಳ ಪೈಕಿ ಏನಾದರೊಂದು ವಿಷಯ ಅವನಿಗೆ ತಿಳಿದಾಗ ಅವನು ಅವುಗಳನ್ನು ಗೇಲಿ ಮಾಡಲಾರಂಭಿಸುತ್ತಾನೆ. ಇಂತಹ ಎಲ್ಲರಿಗೆ ಅಪಮಾನಕಾರಿ ಯಾತನೆಯಿದೆ.</p>	<p>وَإِذَا عَلِمَ مِنْ آيَاتِنَا شَيْئًا اتَّخَذَهَا هُزُوًا وَأُولَئِكَ لَهُمْ عَذَابٌ مُّهِينٌ ②</p>
<p>10. ಅವರ ಮುಂದೆ ನರಕವಿದೆ. ಅವರ ಇಹಲೋಕದ ಯಾವ ಸಂಪಾದನೆಯೂ ಅವರ ಪಾಲಿಗೆ ಕಿಂಚಿತ್ತೂ ಉಪಯುಕ್ತವಾಗಲಾರದು ಮತ್ತು ಅವರು ಅಲ್ಲಾಹನನ್ನು ಬಿಟ್ಟು ತಮ್ಮ ರಕ್ಷಕ ಮಿತ್ರರಾಗಿ ಮಾಡಿಕೊಂಡಿರುವವರೂ ಅವರಿಗಾಗಿ ಏನನ್ನೂ ಮಾಡಲಾರರು. ಅವರಿಗೆ ಘೋರ ಯಾತನೆ ಇದೆ.</p>	<p>مِنْ وَرَائِهِمْ جَهَنَّمُ وَلَا يُغْنِي عَنْهُمْ مَّا كَسَبُوا شَيْئًا وَلَا مَا اتَّخَذُوا مِنْ دُونِ اللَّهِ أَوْلِيَاءَ لَهُمْ عَذَابٌ عَظِيمٌ ③</p>
<p>11. ಈ ಕುರ್ಆನ್ ಸಾದ್ಯಂತ ಮಾರ್ಗದರ್ಶನವಾಗಿದೆ- ಮತ್ತು ತಮ್ಮ ಪ್ರಭುವಿನ ಸೂಕ್ತಗಳನ್ನು ನಿರಾಕರಿಸುವವರಿಗೆ ತೀವ್ರ ವೇದನಾಯುಕ್ತವಾದ ಯಾತನೆ ಇದೆ.</p>	<p>هَذَا هُدًى وَالَّذِينَ كَفَرُوا بِآيَاتِ رَبِّهِمْ لَهُمْ عَذَابٌ مُّسْتَجِرٌ ④</p>
<p>12. ಅಲ್ಲಾಹನೇ ನಿಮಗಾಗಿ ಸಮುದ್ರವನ್ನು ನಿಯಂತ್ರಿಸಿ, ಅವನ ಅಪ್ಪಣೆಯಿಂದ ಅದರಲ್ಲಿ ನಾವೆಗಳು ಚಲಿಸುವಂತೆಯೂ ನೀವು ಅವನ ಅನುಗ್ರಹವನ್ನರಸುವಂತೆಯೂ ಕೃತಜ್ಞರಾಗುವಂತೆಯೂ ಮಾಡಿರುವನು.</p>	<p>اللَّهُ الَّذِي سَخَّرَ لَكُمُ الْبَحْرَ لِتَجْرِيَ الْفُلُكُ فِيهِ بِأَمْرِهِ وَلِتَبْتَغُوا مِنْ فَضْلِهِ وَلَعَلَّكُمْ تَشْكُرُونَ ⑤</p>
<p>13. ಅವನು ಭೂಮಿ ಮತ್ತು ಆಕಾಶಗಳ ಸಕಲ ವಸ್ತುಗಳನ್ನು ನಿಮಗಾಗಿ ನಿಯಂತ್ರಿಸಿ ಕೊಟ್ಟನು. ಇವೆಲ್ಲವನ್ನೂ ತನ್ನ ಕಡೆಯಿಂದಲೇ ಮಾಡಿದನು. ಆಲೋಚಿಸುವ ಜನರಿಗೆ ಇದರಲ್ಲಿ ಧಾರಾಳ ನಿದರ್ಶನಗಳಿವೆ.</p>	<p>وَسَخَّرَ لَكُم مَّا فِي السَّمَوَاتِ وَمَا فِي الْأَرْضِ جَمِيعًا مِنْهُ إِنَّ فِي ذَلِكَ لَآيَاتٍ لِّقَوْمٍ يَتَفَكَّرُونَ ⑥</p>
<p>14. ಸಂದೇಶವಾಹಕರೇ, ಅಲ್ಲಾಹನ ಕಡೆಯಿಂದ ದುರ್ದಿನಗಳು ಬರಬಹುದೆಂಬ ಭಯವೇ ಇಲ್ಲದ ಜನರ ದುರ್ವರ್ತನೆಗಳ ಬಗ್ಗೆ</p>	<p>قُلْ لِلَّذِينَ آمَنُوا يَغْفِرُوا لِلَّذِينَ لَا يَرْجُونَ أَيَّامَ اللَّهِ لِيَجْزِيَ قَوْمًا بِمَا</p>
<p>1. ಇದಕ್ಕೆ ಎರಡು ಅರ್ಥಗಳಿವೆ: ಮೊದಲನೆಯದಾಗಿ ಅಲ್ಲಾಹನ ಈ ಕೊಡುಗೆ ಲೋಕದ ರಾಜರುಗಳಂತಹ ಕೊಡುಗೆಯಲ್ಲ. ಅವರು ಪ್ರಜೆಗಳಂತೆ ಗಳಿಸಿದ ಸಂಪತ್ತನ್ನು ಪ್ರಜೆಗಳ ಪೈಕಿಯೇ ಕೆಲವರಿಗೆ ನೀಡುತ್ತಾರೆ. ಅದಕ್ಕೆ ಪ್ರತಿಯಾಗಿ ನಿಸರ್ಗದ ಸಂಪತ್ತೆಲ್ಲವನ್ನೂ ಅಲ್ಲಾಹನೇ ಸೃಷ್ಟಿಸಿದ್ದಾನೆ ಮತ್ತು ಅವನು ತನ್ನ ವತಿಯಿಂದ ಅದನ್ನು ಮಾನವರಿಗೆ ಪ್ರದಾನ ಮಾಡಿದ್ದಾನೆ. ಎರಡನೆಯದಾಗಿ ಈ ಸಂಪತ್ತನ್ನು ಸೃಷ್ಟಿಸುವಲ್ಲಿ ಅಲ್ಲಾಹನಿಗೆ ಯಾರೂ ಸಹಭಾಗಿಗಳಿಲ್ಲ. ಹಾಗೆಯೇ ಅದನ್ನು ಮನುಷ್ಯರ ಅಧೀನಕ್ಕೆ ಕೊಡುವಲ್ಲಿಯೂ ಇತರ ಯಾರ ಪಾತ್ರವೂ ಇಲ್ಲ. ಅಲ್ಲಾಹನು ಮಾತ್ರ ಅದರ ಸೃಷ್ಟಿಕರ್ತ. ಅವನೇ ಅದನ್ನು ಮಾನವರಿಗೆ ಪ್ರದಾನ ಮಾಡಿದ್ದಾನೆ.</p>	

ಕ್ಷಮಾಶೀಲರಾಗಿರಬೇಕೆಂದು ಸತ್ಯವಿಶ್ವಾಸಿಗಳೊಡನೆ ಹೇಳಿರಿ.
(ಏಕೆಂದರೆ) ಒಂದು ಪಂಗಡಕ್ಕೆ ಅದರ ದುಡಿಮೆಯ ಫಲವನ್ನು
ಸ್ವತಃ ಅಲ್ಲಾಹನೇ ನೀಡುವಂತಾಗಲಿ.

15. ಯಾರಾದರೂ ಸತ್ಕರ್ಮ ಮಾಡಿದರೆ ಅದರ ಫಲ ಅವನಿಗೇ
ಸಿಗುವುದು ಮತ್ತು ದುಷ್ಕರ್ಮವೆಸಗುವವನು ಅದರ
ಪರಿಣಾಮವನ್ನು ತಾನೇ ಅನುಭವಿಸುವನು. ಎಲ್ಲರಿಗೂ ತಮ್ಮ
ಪ್ರಭುವಿನ ಕಡೆಗೇ ಮರಳಬೇಕಾಗಿದೆ.

16. ಇದಕ್ಕೆ ಮುಂಚೆ ನಾವು ಬನೀಀಸ್ರಾಕುಲರಿಗೆ ಗ್ರಂಥ, 'ನಿರ್ಧಾರ
ಶಕ್ತಿ' ಮತ್ತು ಪ್ರವಾದಿತ್ವ ಪ್ರದಾನ ಮಾಡಿದ್ದೆವು. ನಾವು ಅವರಿಗೆ
ಅತ್ಯುತ್ತಮ ಜೀವನ ಸಾಧನಗಳನ್ನು ಕರುಣಿಸಿದೆವು. ಅಖಿಲ
ಜಗತ್ತಿನವರ ಮೇಲೆ ಅವರಿಗೆ ಶ್ರೇಷ್ಠತೆ ದಯಪಾಲಿಸಿದೆವು.

17. ಧರ್ಮದ ವಿಷಯದಲ್ಲಿ ಅವರಿಗೆ ಸುವ್ಯಕ್ತ ನಿರ್ದೇಶನಗಳನ್ನು
ಕೊಟ್ಟೆವು. ಅನಂತರ ಅವರೊಳಗೆ ಭಿನ್ನಾಭಿಪ್ರಾಯಗಳು ತಲೆ
ದೋರಿದುದು (ತಿಳುವಳಿಕೆಯಿಲ್ಲದ ಕಾರಣದಿಂದ ಆಗಿರಲಿಲ್ಲ)
ಜ್ಞಾನ ಬಂದ ಬಳಿಕವಾಗಿತ್ತು ಮತ್ತು ಅವರು ಪರಸ್ಪರ ಅತಿರೇಕ
ವೆಸಗಲು ಇಚ್ಛಿಸಿದುದರಿಂದಾಗಿತ್ತು. ಖಂಡಿತವಾಗಿಯೂ ನಿನ್ನ
ಪ್ರಭು ಅವರು ಭಿನ್ನಾಭಿಪ್ರಾಯ ತಾಳುತ್ತಾ ಬಂದಿರುವ ವಿಷಯಗಳ
ತೀರ್ಮಾನವನ್ನು ಪುನರುತ್ಥಾನದ ದಿನ ಮಾಡುವನು.

18. ಇನ್ನು ಪೈಗಂಬರರೇ, ನಾವು ನಿಮ್ಮನ್ನು ಧರ್ಮದ ವಿಷಯದಲ್ಲಿ
ಒಂದು ಸುಸ್ಪಷ್ಟ ರಾಜಮಾರ್ಗ(ಧರ್ಮಶಾಸ್ತ್ರ)ದಲ್ಲಿ ಸ್ಥಿರ
ವಾಗಿರಿಸಿದ್ದೇವೆ. ಆದುದರಿಂದ ನೀವು ಅದರಲ್ಲೇ ನಡೆಯಿರಿ.
ಮತ್ತು ಅಜ್ಞಾನಿಗಳ ಅಭಿಲಾಷೆಗಳನ್ನು ಅನುಸರಿಸಬೇಡಿರಿ.

19. ಅಲ್ಲಾಹನಿಗೆದುರಾಗಿ ಅವರು ನಿಮಗೆ ಯಾವ ಸಹಾಯವನ್ನೂ
ಮಾಡಲಾರರು.² ಅಕ್ರಮಿಗಳು ಪರಸ್ಪರ ಮಿತ್ರರು ಮತ್ತು
ಧರ್ಮನಿಷ್ಠರ ಮಿತ್ರನು ಅಲ್ಲಾಹನಾಗಿದ್ದಾನೆ.

20. ಇವು ಸಕಲ ಮಾನವರಿಗಾಗಿರುವ ದಿವ್ಯಜ್ಞಾನದ ಪ್ರಕಾಶಗಳು
ಮತ್ತು ಇದು ದೃಢವಿಶ್ವಾಸವುಳ್ಳವರಿಗೆ ಸನ್ಮಾರ್ಗ ದರ್ಶನವೂ
ಕೃಪೆಯೂ ಆಗಿದೆ.

كَانُوا يَكْسِبُونَ ⑭

مَنْ عَمِلْ صَالِحًا فَلِنَفْسِهِ ۖ وَمَنْ
إِسَاءَ فَعَلَهَا ۖ ثُمَّ إِلَىٰ رَبِّكُمْ تُرْجَعُونَ ⑮

وَلَقَدْ آتَيْنَا بَنِي إِسْرَائِيلَ الْكِتَابَ
وَالْحُكْمَ وَالنُّبُوَّةَ ۖ وَرَزَقْنَاهُمْ مِّنَ
الطَّيِّبَاتِ وَفَضَّلْنَاهُمْ عَلَىٰ الْعَالَمِينَ ⑯

وَآتَيْنَاهُمْ بَيِّنَاتٍ مِّنَ الْأَمْرِ ۖ فَمَا
اخْتَلَفُوا إِلَّا مِنْ بَعْدِ مَا جَاءَهُمُ
الْعِلْمُ ۖ بَعْثْنَا بِهِمْ رَسُولًا إِنَّ رَبَّكَ يَقْضِي
بَيْنَهُمْ يَوْمَ الْقِيَامَةِ فِيمَا كَانُوا فِيهِ يَخْتَلِفُونَ ⑰

ثُمَّ جَعَلْنَاكَ عَلَىٰ شَرِيعَةٍ مِّنَ الْأَمْرِ
فَاتَّبِعْهَا وَلَا تَتَّبِعْ أَهْوَاءَ الَّذِينَ
لَا يَعْلَمُونَ ⑱

إِنَّهُمْ لَكِن يُّعْتَوُونَكَ مِنَ اللَّهِ شَيْعًا
وَإِنَّ الظَّالِمِينَ بَعْضُهُمْ أَوْلِيَاءُ بَعْضٍ
وَاللَّهُ وَلِيُّ الْمُتَّقِينَ ⑲

هُدًى بَصَائِرٍ لِلنَّاسِ وَهُدًى وَرَحْمَةً
لِّقَوْمٍ يُوقِنُونَ ⑳

2. ಅರ್ಥಾತ್- ಅವರ ಸಂಪ್ರೀತಿ ಗಳಿಸಲಿಕ್ಕಾಗಿ ಅಲ್ಲಾಹನ ಧರ್ಮದಲ್ಲಿ ಯಾವುದೇ ರೀತಿಯ ಏರುಪೇರು ಮಾಡಿದರೆ ಅಲ್ಲಾಹನ
ವಿಚಾರಣೆಯಿಂದ ಅವರು ನಿಮ್ಮನ್ನು ರಕ್ಷಿಸಲಾರರು.

21. ದುಷ್ಕರ್ಮಗಳೆನ್ನಿಸಿದವರು, ನಾವು ಅವರನ್ನು ಸತ್ಯವಿಶ್ವಾಸವನ್ನಿರಿಸಿ ಸತ್ಯವೆನ್ನಿಸಿದವರಿಗೆ ಸಮಾನರಾಗಿ ಮಾಡುವೆಂದೂ ಅವರಿಬ್ಬರ ಜೀವನ ಮರಣಗಳು ಸಮಾನ ಸ್ವರೂಪದ್ದಾಗಿರುವುದೆಂದೂ ಭಾವಿಸಿಕೊಂಡಿರುವರೇ? ಇವರು ಮಾಡುವ ತೀರ್ಮಾನ ಬಹಳ ಕೆಟ್ಟದು.

أَمْ حَسِبَ الَّذِينَ اجْتَرَحُوا السَّيِّئَاتِ أَنْ نَجْعَلَهُمْ كَالَّذِينَ آمَنُوا وَعَمِلُوا الصَّالِحَاتِ سَوَاءً مَحْيَاهُمْ وَمَمَاتُهُمْ سَاءَ مَا يَحْكُمُونَ ﴿٢١﴾

22. ಅಲ್ಲಾಹನು ಭೂಮಿ-ಆಕಾಶಗಳನ್ನು ಸತ್ಯಪೂರ್ಣವಾಗಿ ಸೃಷ್ಟಿಸಿರುತ್ತಾನೆ. ಪ್ರತಿಯೊಬ್ಬ ಜೀವಿಗೆ ಅದರ ದುಡಿಮೆಯ ಪ್ರತಿಫಲ ನೀಡಲಿಕ್ಕಾಗಿ, ಖಂಡಿತವಾಗಿಯೂ ಜನರ ಮೇಲೆ ಅಕ್ರಮ ವೆಸಗಲಾಗದು.

وَخَلَقَ اللَّهُ السَّمَوَاتِ وَالْأَرْضَ بِالْحَقِّ وَلِتُحْزَىٰ كُلُّ نَفْسٍ بِمَا كَسَبَتْ وَهُمْ لَا يُظْلَمُونَ ﴿٢٢﴾

23. ತನ್ನ ಸ್ವೇಚ್ಛೆಗಳನ್ನೇ ತನ್ನ ದೇವರಾಗಿ ಮಾಡಿಕೊಂಡವನ ಕುರಿತು ನೀವೆಂದಾದರೂ ವಿವೇಚಿಸಿದಿರಾ? ಅಲ್ಲಾಹನು ಜ್ಞಾನದ ಹೊರತಾಗಿಯೂ ಅವನನ್ನು ಪಥಭ್ರಷ್ಟತೆಗೆ ಎಸೆದು ಬಿಟ್ಟನು. ಅವನ ಹೃದಯ ಹಾಗೂ ಕಿವಿಗಳಿಗೆ ಮುದ್ರೆಯನ್ನು ಒತ್ತಿ ಬಿಟ್ಟನು ಮತ್ತು ಅವನ ದೃಷ್ಟಿಗಳ ಮೇಲೆ ತೆರೆಯೆಳೆದು ಬಿಟ್ಟನು. ಅಲ್ಲಾಹನ ಬಳಿಕ ಅವನಿಗೆ ಸನ್ಮಾರ್ಗ ನೀಡಲು ಇನ್ನಾರಿದ್ದಾರೆ? ನೀವು ಪಾಠ ಕಲಿಯುವುದಿಲ್ಲವೇ?

أَفَرَأَيْتَ مَنْ اتَّخَذَ إِلَهَهُ هَوَاهُ وَأَضَلَّهُ اللَّهُ عَلَىٰ عِلْمِهِ وَحَتَمَ عَلَىٰ سَمْعِهِ وَقَلْبِهِ وَجَعَلَ عَلَىٰ بَصَرِهِ غِشَاءً وَكَانَ يُبْصِرُ مِنْ بَعْدِ اللَّهِ أَفَلَا تَذَكَّرُونَ ﴿٢٣﴾

24. ಜೀವನವೆಂದರೆ ನಮ್ಮ ಈ ಲೋಕದ ಜೀವನ ಮಾತ್ರ. ನಮ್ಮ ಸಾವು ಮತ್ತು ಬದುಕು ಇಲ್ಲೇ. ಕಾಲಚಕ್ರದ ಹೊರತು ಇನ್ನಾವುದೂ ನಮ್ಮನ್ನು ನಾಶಗೊಳಿಸುವುದಿಲ್ಲವೆಂದು ಇವರು ಹೇಳುತ್ತಾರೆ. ವಾಸ್ತವದಲ್ಲಿ ಇವರ ಬಳಿ ಈ ಕುರಿತು ಯಾವ ಜ್ಞಾನವೂ ಇಲ್ಲ. ಇವರು ಕೇವಲ ಊಹೆಯ ಆಧಾರದಲ್ಲಿ ಹೀಗೆ ಹೇಳುತ್ತಿದ್ದಾರೆ.

وَقَالُوا مَا هِيَ إِلَّا حَيَاتُنَا الدُّنْيَا نَمُوتُ وَنَحْيَا وَمَا يُهْلِكُنَا إِلَّا الدَّهْرُ وَمَا لَهُمُ بِذَلِكَ مِنْ عِلْمٍ إِنْ هُمْ إِلَّا يَظُنُّونَ ﴿٢٤﴾

25. ನಮ್ಮ ಸುವ್ಯಕ್ತ ಸೂಕ್ತಗಳನ್ನು ಇವರಿಗೆ ಕೇಳಿಸಲಾದಾಗ, ಇವರ ಬಳಿ- "ನೀವು ಸತ್ಯವಂತರಾಗಿದ್ದರೆ ನಮ್ಮ ಪೂರ್ವಜರನ್ನು ಎಬ್ಬಿಸಿ ತನ್ನಿರಿ" ಎಂದು ಹೇಳುವುದರ ಹೊರತು ಬೇರಾವ ವಾದವೂ ಇರುವುದಿಲ್ಲ.

وَإِذَا تُثُلِّيٰ عَلَيْهِمُ آيَاتُنَا بَيِّنَاتٍ مَّا كَانَ حُجَّتَهُمْ إِلَّا أَنْ قَالُوا اتُّوتُوا بِآيَاتِنَا إِنْ كُنْتُمْ صَادِقِينَ ﴿٢٥﴾

3. ಮೂಲದಲ್ಲಿ 'ಅದಲ್ಲಹಲ್ಲಾಹು ಅಲಾ ಇಲ್‌ಮಿನ್' ಪದ ಪ್ರಯೋಗವಾಗಿದೆ. ಅವನು ಜ್ಞಾನಿಯಾಗಿದ್ದುದರ ಹೊರತಾಗಿಯೂ ಅಲ್ಲಾಹನ ವತಿಯಿಂದ ಪಥಭ್ರಷ್ಟತೆಗೆ ಎಸೆಯಲ್ಪಟ್ಟನು. ಏಕೆಂದರೆ ಅವನು ತನ್ನ ಸ್ವೇಚ್ಛೆಯ ದಾಸನಾಗಿದ್ದನು ಎಂಬುದು ಇದರ ಒಂದು ಅರ್ಥ. ಅವನು ತನ್ನ ಸ್ವೇಚ್ಛೆಯನ್ನೇ ದೇವನನ್ನಾಗಿ ಮಾಡಿಕೊಂಡಿರುವನೆಂದು ತಿಳಿದು ಅಲ್ಲಾಹನು ಅವನನ್ನು ಪಥಭ್ರಷ್ಟತೆಗೆ ಈಡು ಮಾಡಿ ಬಿಟ್ಟನು' ಎಂಬುದು ಅದರ ಇನ್ನೊಂದು ಅರ್ಥ.

26. ಸಂದೇಶವಾಹಕರೇ, ಇವರೊಡನೆ ಹೇಳಿರಿ- "ಅಲ್ಲಾಹನೇ ನಿಮಗೆ ಜೀವನ ಪ್ರದಾನ ಮಾಡುತ್ತಾನೆ. ಅನಂತರ ಅವನೇ ನಿಮಗೆ ಮರಣ ಕೊಡುತ್ತಾನೆ. ಆ ಬಳಿಕ ಪುನರುತ್ಥಾನದ ದಿನ ಅವನೇ ನಿಮ್ಮನ್ನು ಒಟ್ಟುಗೂಡಿಸುವನು. ಅದು ಬರುವುದರಲ್ಲಿ ಯಾವ ಸಂದೇಹವೂ ಇಲ್ಲ. ಆದರೆ ಹೆಚ್ಚಿನವರು ತಿಳಿಯುವುದಿಲ್ಲ.

قُلِ اللَّهُ يُحْيِيكُمْ ثُمَّ يُمِيتُكُمْ ثُمَّ يُعِيدُكُمْ إِلَى يَوْمِ الْقِيَامَةِ لَا رَيْبَ فِيهِ وَلَكِنَّ أَكْثَرَ النَّاسِ لَا يَعْلَمُونَ ﴿٢٦﴾

27. ಭೂಮಿ-ಆಕಾಶಗಳ ಪ್ರಭುತ್ವ ಅಲ್ಲಾಹನದ್ದೇ ಆಗಿದೆ. ಪುನರುತ್ಥಾನದ ಘಳಿಗೆ ಬರುವ ದಿನದಂದು ಮಿಥ್ಯಾರಾಧಕರು ನಷ್ಟ ಕೊಳ್ಳಲಾಗುವರು."

وَلِلَّهِ مُلْكُ السَّمَاوَاتِ وَالْأَرْضِ وَيَوْمَ تَقُومُ السَّاعَةُ يُومِئِدُ بِحُجْرٍ مُّبِينٍ ﴿٢٧﴾

28. ಆಗ ನೀವು ಪ್ರತಿಯೊಂದು ಸಮುದಾಯವೂ ಮೊಣಕಾಲೂರಿ ಬಿದ್ದುಕೊಂಡಿರುವುದನ್ನು ಕಾಣುವಿರಿ. ಪ್ರತಿಯೊಂದು ಕೂಟವನ್ನು ತನ್ನ ಕರ್ಮಪತ್ರವನ್ನು ನೋಡಲಿಕ್ಕಾಗಿ ಕರೆಯಲಾಗುವುದು. ಅವರೊಡನೆ (ಹೀಗೆ) ಹೇಳಲಾಗುವುದು, "ಇಂದು ನಿಮಗೆ ನೀವು ಮಾಡುತ್ತಿದ್ದ ಕರ್ಮಗಳ ಪ್ರತಿಫಲವನ್ನು ನೀಡಲಾಗುವುದು.

وَتَرَى كُلَّ أُمَّةٍ جَانِبِ كُلِّ شَاةٍ يُدْعَىٰ إِلَىٰ كِتَابِهَا الْيَوْمَ تُجْزَوْنَ مَا كُنتُمْ تَعْمَلُونَ ﴿٢٨﴾

29. ಇದು ನಾವು ಸಿದ್ಧಪಡಿಸಿದ್ದ ಕರ್ಮಪತ್ರವಾಗಿದ್ದು ಇದು ನಿಮ್ಮ ಬಗ್ಗೆ ಸರಿಯಾದ ಸಾಕ್ಷಿ ನೀಡುತ್ತದೆ. ನೀವು ಮಾಡುತ್ತಿದ್ದ ಎಲ್ಲವನ್ನೂ ನಾವು ಬರಸುತ್ತಲೇ ಇದ್ದೆವು."

هَذَا كِتَابُنَا يَنْطِقُ عَلَيْكُمْ بِالْحَقِّ إِنَّا كُنَّا نَسْتَنسِخُ مَا كُنتُمْ تَعْمَلُونَ ﴿٢٩﴾

30. ಅನಂತರ ಸತ್ಯವಿಶ್ವಾಸವಿರಿಸಿ ಸತ್ಯರ್ಮ ಮಾಡುತ್ತಿದ್ದವರನ್ನು ಅವರ ಪ್ರಭು ತನ್ನ ಕೃಪೆಯೊಳಗೆ ಪ್ರವೇಶಗೊಳಿಸುವನು. ಇದುವೇ ಸುವ್ಯಕ್ತ ವಿಜಯ.

فَأَمَّا الَّذِينَ آمَنُوا وَعَمِلُوا الصَّالِحَاتِ فَيُدْخِلُهُمْ رَبُّهُمْ فِي رَحْمَتِهِ ذَٰلِكَ هُوَ الْفَوْزُ الْمُبِينُ ﴿٣٠﴾

31. ಸತ್ಯನಿಷೇಧಿಗಳೊಡನೆ (ಹೀಗೆ ಹೇಳಲಾಗುವುದು), "ನನ್ನ ಸೂಕ್ತಗಳನ್ನು ನಿಮಗೆ ಓದಿ ಹೇಳಲಾಗುತ್ತಿರಲಿಲ್ಲವೇ? ಆದರೆ, ನೀವು ಅಹಂಕಾರಪಟ್ಟಿರಿ ಮತ್ತು ಅಪರಾಧಿಗಳಾಗಿ ಬಾಳಿದಿರಿ.

وَأَمَّا الَّذِينَ كَفَرُوا أَفَلَمْ تَكُنْ أَتَىٰ تُنْبِئُكُمْ عَلَيْهِمْ فَاسْتَكْبَرْتُمْ وَكُنتُمْ قَوْمًا مُّجْرِمِينَ ﴿٣١﴾

32. ಅಲ್ಲಾಹನ ವಾಗ್ದಾನ ಸತ್ಯಪೂರ್ಣವಾಗಿದೆ ಮತ್ತು ಪುನರುತ್ಥಾನದ ದಿನವು ಬರುವುದರಲ್ಲಿ ಯಾವ ಸಂದೇಹವೂ ಇಲ್ಲ, ಎಂದು ಹೇಳಲಾದಾಗ ನೀವು, ಪುನರುತ್ಥಾನವೆಂದರೇನೆಂದು ನಮಗೆ ತಿಳಿಯದು. ನಮಗೊಂದು ಊಹೆ ಮಾತ್ರ ಇದೆ, ನಮಗೆ ನಂಬಿಕೆ ಇಲ್ಲ ಎಂದು ಹೇಳುತ್ತಿದ್ದಿರಿ."

وَإِذَا قِيلَ إِنَّ وَعْدَ اللَّهِ حَقٌّ وَالسَّاعَةُ لَا رَيْبَ فِيهَا قُلْتُمْ مَا نَدْرِي مَا السَّاعَةُ ۗ إِنَّ نَظْنَ الْإِنطَانِ وَالْمَا نَحْنُ بِمُستَيْقِنِينَ ﴿٣٢﴾

33. ಆಗ ಅವರ ಮುಂದೆ ಅವರ ಕರ್ಮಗಳ ದೋಷಗಳು ವ್ಯಕ್ತವಾಗುವವು ಮತ್ತು ಅವರು ಯಾವುದನ್ನು ಗೇಲಿ ಮಾಡುತ್ತಿದ್ದರೋ ಅದರ ಸುಳಿಯಲ್ಲೇ ಸಿಲುಕಿಕೊಳ್ಳುವರು.

وَبَدَّ لَهُمْ سَيِّئَاتِ مَا عَمِلُوا وَحَاقَ
بِهِمْ مَا كَانُوا بِهِ يَسْتَهْزِءُونَ ﴿٣٣﴾

34. ಮತ್ತು ಅವರೊಡನೆ (ಹೀಗೆ) ಹೇಳಲಾಗುವುದು, "ನೀವು ಈ ದಿನದ ಭೇಟಿಯನ್ನು ಮರೆತು ಬಿಟ್ಟಿದ್ದಂತೆಯೇ ಇಂದು ನಾವು ನಿಮ್ಮನ್ನು ಮರೆತು ಬಿಡುತ್ತೇವೆ. ಇನ್ನು ನರಕಾಗ್ನಿಯೇ ನಿಮ್ಮ ನೆಲೆಯಾಗಿದೆ ಮತ್ತು ನಿಮಗಾರೂ ಸಹಾಯಕರಿಲ್ಲ.

وَقِيلَ الْيَوْمَ نَنْسِكُم مِّمَّا نَسِيتُمْ
لِقَاءَ يَوْمِكُمْ هَذَا وَمَأْوَأَكُمْ النَّارُ
وَمَا لَكُمْ مِنْ نُصْرِينَ ﴿٣٤﴾

35. ನೀವು ಅಲ್ಲಾಹನ ಸೂಕ್ತಗಳನ್ನು ಅಪಹಾಸ್ಯ ಮಾಡಿದ್ದುದರಿಂದಲೂ ನಿಮ್ಮನ್ನು ಭೂಲೋಕದ ಜೀವನವು ವಂಚಿಸಿ ಬಿಟ್ಟಿದ್ದರಿಂದಲೂ ನಿಮ್ಮ ಗತಿ ಹೀಗಾಯಿತು. ಆದುದರಿಂದ ಇಂದು ಇವರು ನರಕ ದಿಂದ ಬಿಡುಗಡೆ ಪಡೆಯಲಾರರು ಮತ್ತು ಕ್ಷಮೆ ಬೇಡಿ ನಿಮ್ಮ ಪ್ರಭುವನ್ನು ಮೆಚ್ಚಿಸಿಕೊಳ್ಳಿ ಎಂದೂ ಇವರೊಡನೆ ಹೇಳಲಾಗದು."⁴

ذِكْرِكُمْ بِأَنْتُمْ أَحَدْتُمْ آيَاتِ اللَّهِ هُزُوا
وَعَزَّيْتُمْ الْحَيَاةَ الدُّنْيَا فَالْيَوْمَ لَا
يُخْرَجُونَ مِنْهَا وَلَا هُمْ يُسْتَعْتَبُونَ ﴿٣٥﴾


36. ಆದುದರಿಂದ ಸರ್ವ ಪ್ರಶಂಸೆಯೂ ಭೂಮಿ-ಆಕಾಶಗಳ ಒಡೆಯ ನಾಗಿರುವ ಮತ್ತು ಸಕಲ ಲೋಕವಾಸಿಗಳ ಪಾಲಕಪ್ರಭುವಾಗಿರುವ ಅಲ್ಲಾಹನಿಗೇ ಮೀಸಲು.

فَلِلَّهِ الْحَمْدُ رَبِّ السَّمَوَاتِ وَرَبِّ
الْأَرْضِ رَبِّ الْعَالَمِينَ ﴿٣٦﴾

37. ಭೂಮಿ-ಆಕಾಶಗಳಲ್ಲಿ ಮಹಾನತೆಯು ಅವನಿಗೇ ಇದೆ ಮತ್ತು ಅವನೇ ಪ್ರಬಲನೂ ಯುಕ್ತಿಪೂರ್ಣನೂ ಆಗಿರುತ್ತಾನೆ.

وَلَهُ الْكِبْرِيَاءُ فِي السَّمَوَاتِ وَالْأَرْضِ
وَهُوَ الْعَزِيزُ الْحَكِيمُ ﴿٣٧﴾

4. ಒಬ್ಬ ಯಜಮಾನ ತನ್ನ ಸೇವಕರನ್ನು ಗದರಿಸಿದ ನಂತರ ಇತರರನ್ನು ದ್ವೇಷಿಸಿ, 'ಇರಲಿ ಈ ಅಯೋಗ್ಯರಿಗೆ ಇದೇ ಶಿಕ್ಷೆ' ಎಂದು ಹೇಳುವಂತೆಯೇ ಇದೆ ಈ ಕೊನೆಯ ಉಲ್ಲೇಖ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. *ಹಾಮೀಮ್.
2. ಈ ಗ್ರಂಥದ ಅವತೀರ್ಣವು ಪ್ರಬಲನೂ ಯುಕ್ತಿಪೂರ್ಣನೂ ಆದ ಅಲ್ಲಾಹನ ಕಡೆಯಿಂದಾಗಿರುತ್ತದೆ.
3. ನಾವು ಭೂಮಿ-ಆಕಾಶಗಳನ್ನೂ ಅವುಗಳ ನಡುವೆ ಇರುವುದೆಲ್ಲವನ್ನೂ ಪರಮ ಸತ್ಯವಾಗಿ ಹಾಗೂ ಒಂದು ನಿಶ್ಚಿತ ಅವಧಿಯನ್ನು ನಿರ್ಧರಿಸಿ ಸೃಷ್ಟಿಸಿದ್ದೇವೆ. ಆದರೆ ಈ ಸತ್ಯನಿಷೇಧಿಗಳು ಇವರಿಗೆ ಎಚ್ಚರಿಕೆ ನೀಡಲಾಗಿರುವಂತಹ ವಾಸ್ತವಿಕತೆಯ ಕಡೆಯಿಂದ ಮುಖ ತಿರುಗಿಸಿ ಕೊಂಡಿದ್ದಾರೆ.
4. ಸಂದೇಶವಾಹಕರೇ, ಇವರೊಡನೆ (ಹೀಗೆ) ಹೇಳಿರಿ: "ನೀವು ಅಲ್ಲಾಹನನ್ನು ಬಿಟ್ಟು ಪ್ರಾರ್ಥಿಸುತ್ತಿರುವವುಗಳು ಏನಾಗಿರುತ್ತವೆ ಎಂಬುದನ್ನು ನೀವು ಕಣ್ತೆರೆದು ನೋಡಿದಿರಾ? ಅವರು ಈ ಭೂಮಿಯಲ್ಲಿ ಏನನ್ನು ಸೃಷ್ಟಿಸಿದ್ದಾರೆಂಬುದನ್ನು ಅಥವಾ ಆಕಾಶಗಳ ಸೃಷ್ಟಿ ಹಾಗೂ ವ್ಯವಸ್ಥಾಪನೆಯಲ್ಲಿ ಅವರದ್ದೇನಾದರೂ ಪಾಲಿ ದೆಯೇ ಎಂಬುದನ್ನು ನನಗೆ ತೋರಿಸುವಿರಾ? ನೀವು ಸತ್ಯವಾದಿಗಳಾಗಿದ್ದರೆ ಇದಕ್ಕಿಂತ ಮುಂಚೆ ಬಂದ ಯಾವುದಾದರೂ ಗ್ರಂಥ ಅಥವಾ ಜ್ಞಾನದ ಯಾವುದಾದರೂ ಪಳೆಯುಳಿಕೆಯು (ಈ ನಿಮ್ಮ ನಂಬಿಕೆಗಳಿಗೆ ಆಧಾರವಾಗಿ) ನಿಮ್ಮ ಬಳಿಯಲ್ಲಿದ್ದರೆ ಅದನ್ನೇ ತನ್ನಿರಿ.
5. ಅಲ್ಲಾಹನನ್ನು ಬಿಟ್ಟು, ಪುನರುತ್ಥಾನ ದಿನದ ವರೆಗೂ ಅವನಿಗೆ



بِسْمِ اللَّهِ الرَّحْمَنِ الرَّحِيمِ

حَمْدًا

تَنْزِيلُ الْكِتَابِ مِنَ اللَّهِ الْعَزِيزِ الْحَكِيمِ

مَا خَلَقْنَا السَّمَوَاتِ وَالْأَرْضَ وَمَا
بَيْنَهُمَا إِلَّا بِالْحَقِّ وَأَجَلٍ مُّسَمًّى وَ
الَّذِينَ كَفَرُوا عَمَّا أَنْزَلْنَا مُعْرِضُونَ

قُلْ أَرَأَيْتُمْ مَا تَدْعُونَ مِنْ دُونِ
اللَّهِ أَرُونَنِي مَاذَا خَلَقُوا مِنَ الْأَرْضِ
أَمْ لَهُمْ شِرْكٌ فِي السَّمَوَاتِ إِيْتُونَنِي
بِكِتَابٍ مِّنْ قَبْلِ هَذَا أَوْ آثَرَةٍ مِّنْ
عِلْمٍ إِنْ كُنْتُمْ صَادِقِينَ

وَمَنْ أَضَلُّ مِمَّن يَدْعُوا مِنْ دُونِ

*ಇಲ್ಲಿಂದ 26ನೆಯ ಕಾಂಡ ಆರಂಭ.

<p>ಉತ್ತರ ಕೊಡಲಾಗದಂತಹವರನ್ನು ಪ್ರಾರ್ಥಿಸುವವನಿಗಿಂತಲೂ ಹೆಚ್ಚು ದಾರಿಗಟ್ಟುವನು ಇನ್ನಾರಿರಬಹುದು?¹ ಮಾತ್ರವಲ್ಲ, ಅವರಿಗಂತೂ ಪ್ರಾರ್ಥಿಸುವವರು ತಮ್ಮನ್ನು ಪ್ರಾರ್ಥಿಸುತ್ತಿದ್ದಾರೆಂಬ ಅರಿವು ಕೂಡಾ ಇಲ್ಲ.</p>	<p>اللَّهُ مَنْ لَا يَسْتَجِيبُ لَهُ إِلَى يَوْمِ الْقِيَامَةِ وَهُمْ عَنِ دُعَائِهِمْ غَفْلُونَ ٥</p>
<p>6. ಸಕಲ ಮಾನವರೂ ಒಟ್ಟುಗೂಡಿಸಲ್ಪಡುವವರು ಅವರು ತಮ್ಮನ್ನು ಪ್ರಾರ್ಥಿಸುತ್ತಿದ್ದವರ ಶತ್ರುಗಳಾಗಿ ಬಿಡುವರು ಮತ್ತು ಅವರು ತಮ್ಮನ್ನು ಆರಾಧಿಸುತ್ತಿದ್ದರೆಂಬುದನ್ನೇ ನಿರಾಕರಿಸಿ ಬಿಡುವರು.²</p>	<p>وَإِذَا حُشِرَ النَّاسُ كَانُوا لَهُمْ أَعْدَاءً وَكَانُوا بِعِبَادَتِهِمْ كُفْرِينَ ٥</p>
<p>7. ಇವರಿಗೆ ನಮ್ಮ ಸುಸ್ಪಷ್ಟವಾದ ಸೂಕ್ತಗಳನ್ನು ಓದಿ ಹೇಳುವಾಗ ಹಾಗೂ ಸತ್ಯವು ಇವರ ಮುಂದೆ ಬಂದು ಬಿಡುವಾಗ ಈ ಸತ್ಯ ನಿಷೇಧಿಗಳು ಅದರ ಕುರಿತು, "ಇದು ಸ್ಪಷ್ಟವಾದ ಜಾದೂಗಾರಿಕೆ" ಎಂದು ಹೇಳುತ್ತಾರೆ.</p>	<p>وَإِذَا تُلِيَتْ عَلَيْهِمُ آيَاتُنَا بِرَبِّنَا قَالَ الَّذِينَ كَفَرُوا لِلْحَقِّ لَمَّا جَاءَهُمْ هَذَا سِحْرٌ مُّبِينٌ ٥</p>
<p>8. ಸಂದೇಶವಾಹಕರು ಇದನ್ನು ಸ್ವತಃ ಸೃಷ್ಟಿಸಿದ್ದೆಂದು ಇವರು ಹೇಳುತ್ತಿರುವರೇ? ಇವರೊಡನೆ ಹೇಳಿರಿ- "ಇದನ್ನು ಸ್ವತಃ ನಾನೇ ರಚಿಸಿದ್ದರೆ, ನೀವು ನನ್ನನ್ನು ಅಲ್ಲಾಹನ ಶಿಕ್ಷೆಯಿಂದ ಸ್ವಲ್ಪವೂ ರಕ್ಷಿಸಲಾರಿರಿ. ನೀವು ಕಟ್ಟುತ್ತಿರುವ ಮಾತುಗಳನ್ನು ಅಲ್ಲಾಹನು ಚೆನ್ನಾಗಿ ಬಲ್ಲನು. ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿ ಹೇಳಲು ಅವನೇ ಸಾಕು. ಅವನು ಮಹಾ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ."³</p>	<p>أَمْ يَقُولُونَ افْتَرَاهُ قُلْ إِنْ افْتَرَيْتُهُ فَلَا تَمْلِكُونَ لِي مِنَ اللَّهِ شَيْئًا ٥ هُوَ أَعْلَمُ بِمَا تُفِيضُونَ فِيهِ ٥ كَفَىٰ بِهِ شَهِيدًا بَيْنِي وَبَيْنَكُمْ ٥ وَهُوَ الْعَفْوُ الرَّحِيمُ ٥</p>
<p>9. ಇವರೊಡನೆ ಹೇಳಿರಿ - "ನಾನೊಬ್ಬ ಅಪೂರ್ವ ಸಂದೇಶವಾಹಕ ನಲ್ಲ.⁴ ನಾಳೆ ನನಗೇನಾಗಲಿದೆ ಎಂಬುದಾಗಲಿ, ನಿಮಗೇನಾಗಲಿದೆ</p>	<p>قُلْ مَا كُنْتُ بِدُعَاءِ مِنَ الرَّسُلِ وَمَا أَدْرِي مَا يُفَعَّلُ بِي وَلَا بِيَكُمُ</p>
<p>1. ಉತ್ತರಿಸುವುದು ಎಂದರೆ ಒಬ್ಬನ ಬೇಡಿಕೆಯಂತೆ ತೀರ್ಪು ನೀಡುವುದು. ಅರ್ಥಾತ್, ಅವರ ಪ್ರಾರ್ಥನೆ ಮತ್ತು ಬೇಡಿಕೆಗಳಂತೆ ಯಾವುದೇ ತೀರ್ಮಾನ ಕೈಗೊಳ್ಳುವಂತಹ ಅಧಿಕಾರವೇ ಅವರಿಗಿಲ್ಲ.</p> <p>2. ಅರ್ಥಾತ್- ಅವರು ಸ್ಪಷ್ಟವಾಗಿ ಹೀಗೆನ್ನುವರು, "ನೀವು ಸಹಾಯಕ್ಕಾಗಿ ನಮ್ಮನ್ನು ಕರೆಯಿರಿ. ನಾವು ನಿಮ್ಮ ಬಯಕೆಗಳನ್ನು ಈಡೇರಿಸುವವರಾಗಿದ್ದೇವೆ ಎಂದು ನಾವು ಯಾವತ್ತೂ ಇವರೊಡನೆ ಹೇಳಿರಲಿಲ್ಲ. ಇವರು ನಮ್ಮನ್ನು ಕೂಗಿ ಕರೆಯುತ್ತಿದ್ದರೆಂದೂ ನಮಗೆ ತಿಳಿದಿರಲಿಲ್ಲ. ಇವರು ತಾವಾಗಿಯೇ ನಮ್ಮನ್ನು ಬೇಡಿಕೆಗಳನ್ನು ಈಡೇರಿಸುವವರೆಂದು ಕಲ್ಪಿಸಿಕೊಂಡರು ಮತ್ತು ನಮ್ಮನ್ನು ಕೂಗಿ ಕರೆಯಲಾರಂಭಿಸಿದರು."</p> <p>3. ಇಲ್ಲಿ ಈ ವಚನ ಎರಡು ಅರ್ಥಗಳನ್ನು ಕೊಡುತ್ತದೆ. ಮೊದಲನೆಯದಾಗಿ ಅಲ್ಲಾಹನ ಕರುಣೆ ಮತ್ತು ಕ್ಷಮೆಯಿಂದಾಗಿಯೇ ದೇವವಾಣಿಯನ್ನು ಸುಳ್ಳೆಂದು ಸಾರಲು ಹಿಂಜರಿಯದಂತಹ ಜನರು ಭೂಮಿಯಲ್ಲಿ ಉಸಿರಾಡುತ್ತಿದ್ದಾರೆ. ನಿಷ್ಕರುಣೆ ಮತ್ತು ಕಠೋರನಾದ ದೇವನು ನಿಸರ್ಗದ ಮೂಲಕನಾಗಿರುತ್ತಿದ್ದರೆ ಇಂತಹ ಭಂಡತನವನ್ನು ಪ್ರದರ್ಶಿಸುವವನಿಗೆ ಒಂದು ಉಸಿರನ ನಂತರ ಇನ್ನೊಂದು ಉಸಿರನ್ನೆಳೆಯುವ ಸೌಭಾಗ್ಯವೂ ದೊರೆಯುತ್ತಿರಲಿಲ್ಲ. ಇದರ ಎರಡನೆಯ ಅರ್ಥವೇನೆಂದರೆ, ಅಕ್ರಮಿಗಳೇ! ಈಗಲೂ ಈ ಹಟಮಾರಿತನದಿಂದ ನೀವು ದೂರ ಸರಿಯುವುದಾದರೆ ದೇವನ ಅನುಗ್ರಹದ ದ್ವಾರ ನಿಮ್ಮ ಪಾಲಿಗೆ ತೆರೆದುಕೊಂಡಿದೆ. ನೀವು ಈ ತನಕ ಎಸಗಿರುವ ತಪ್ಪುಗಳೆಲ್ಲವೂ ಕ್ಷಮಿಸಲ್ಪಡಲಿಕ್ಕೂ ಸಾಧ್ಯವಿದೆ.</p> <p>4. ಅರ್ಥಾತ್- ಯಾವ ರೀತಿ ಹಿಂದಿನ ಪ್ರವಾದಿಗಳೆಲ್ಲರೂ ಮಾನವರೇ ಆಗಿದ್ದರೂ ದೇವನ ಗುಣವಿಶೇಷತೆ ಮತ್ತು ಅಧಿಕಾರಗಳೆಲ್ಲ ಹೇಗೆ ಅವರಿಗೆ ಯಾವುದೇ ರೀತಿಯ ಪಾಲಿರಲಿಲ್ಲವೋ ನಾನೂ ಅಂತಹ ಒಬ್ಬ ಪ್ರವಾದಿ.</p>	

ಎಂಬುದಾಗಲಿ ನನಗರಿಯದು. ನಾನಂತು ನನ್ನ ಬಳಿಗೆ ಕಳುಹಿಸಲಾಗುತ್ತಿರುವ ದಿವ್ಯವಾಣಿಯನ್ನು ಅನುಸರಿಸುತ್ತೇನೆ. ನಾನೊಬ್ಬ ಸುಸ್ವಪ್ನ ಎಚ್ಚರಿಕೆ ನೀಡುವವನೇ ಹೊರತು ಇನ್ನೇನೂ ಅಲ್ಲ."

10. ಸಂದೇಶವಾಹಕರೇ ಇವರೊಡನೆ ಹೇಳಿರಿ: "ಒಂದು ವೇಳೆ ಈ ಸಂದೇಶವು ಅಲ್ಲಾಹನ ಕಡೆಯಿಂದಲೇ ಬಂದಿದ್ದು ನೀವಿದನ್ನು ತಿರಸ್ಕರಿಸಿ ಬಿಟ್ಟರೆ (ನಿಮ್ಮ ಗತಿ ಏನಾದೀತು) ಎಂದು ನೀವೆಂದಾದರೂ ಯೋಚಿಸಿರುವಿರಾ? ಇದರಂತಹ ಒಂದು ವಾಣಿಯ ಬಗ್ಗೆ ಬನೀಇಸ್ರಾಕೀಲರ ಒಬ್ಬ ಸಾಕ್ಷಿದಾರನು ಸಾಕ್ಷಿಯನ್ನೂ ಹೇಳಿದ್ದಾನೆ. ಅವನು ವಿಶ್ವಾಸವಿಟ್ಟನು ಮತ್ತು ನೀವು ನಿಮ್ಮ ಅಹಂಕಾರದಲ್ಲೇ ಬಿದ್ದು ಬಿಟ್ಟಿರಿ.⁵ ಇಂತಹ ಅಕ್ರಮಿಗಳಿಗೆ ಅಲ್ಲಾಹನು ಸನ್ಮಾರ್ಗ ನೀಡುವುದಿಲ್ಲ.

11. ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳ ಕುರಿತು, "ಈ ಗ್ರಂಥವನ್ನು ನಂಬುವುದು ಒಂದು ಸತ್ಕಾರ್ಯವಾಗಿರುತ್ತಿದ್ದರೆ ಇವರು ಈ ವಿಷಯದಲ್ಲಿ ನಮಗಿಂತ ಮುಂದಾಗಲು ಸಾಧ್ಯವಾಗುತ್ತಿರಲಿಲ್ಲ" ಎನ್ನುತ್ತಾರೆ. ಇವರು ಅದರಿಂದ ಮಾರ್ಗದರ್ಶನ ಪಡೆಯಲಿಲ್ಲವಾದ್ದರಿಂದ ಇವರಿಗೆ, "ಇದಂತು ಹಳೆಯ ಸುಳ್ಳಾಗಿದೆ" ಎಂದು ಖಂಡಿತ ಹೇಳುವರು.⁶

12. ವಸ್ತುತಃ ಇದಕ್ಕೆ ಮುಂಚೆ ಮೂಸಾರ ಗ್ರಂಥವು ಮಾರ್ಗದರ್ಶಿ ಮತ್ತು ಕೃಪೆಯಾಗಿ ಬಂದಿತ್ತು ಮತ್ತು ಅದನ್ನು ಸಮರ್ಥಿಸುವ ಈ ಗ್ರಂಥವು ಅರಬೀ ಭಾಷೆಯಲ್ಲಿ ಬಂದಿದೆ- ಅಕ್ರಮಿಗಳಿಗೆ ಎಚ್ಚರಿಕೆ ಕೊಡಲಿಕ್ಕಾಗಿ ಹಾಗೂ ಸಜ್ಜನರಿಗೆ ಸುವಾರ್ತೆ ನೀಡಲಿಕ್ಕಾಗಿ.

13. ನಿಸ್ಸಂದೇಹವಾಗಿಯೂ ಅಲ್ಲಾಹನೇ ನಮ್ಮ ಪ್ರಭು ಎಂದು ಹೇಳಿ ಅದರಲ್ಲೇ ಸ್ಥಿರಗೊಂಡವರಿಗೆ ಯಾವ ಭಯವೂ ಇಲ್ಲ. ಅವರು ದುಃಖಿತಪ್ಪರೂ ಆಗಲಿಕ್ಕಿಲ್ಲ.

إِنْ أَشِيعُوا إِلَّا مَا يُؤْتَىٰ إِيَّايَ وَمَا أَنَا إِلَّا نَذِيرٌ مُّبِينٌ ﴿١٠﴾

قُلْ أَرَأَيْتُمْ إِنْ كَانَ مِنْ عِنْدِ اللَّهِ وَكَفَرْتُمْ بِهِ وَشَهِدَ شَاهِدٌ مِّنْ بَنِي إِسْرَائِيلَ عَلَىٰ مِثْلِهِ قَامَنَ وَاسْتَكْبَرْتُمْ ۗ إِنَّ اللَّهَ لَا يَهْدِي الْقَوْمَ الظَّالِمِينَ ﴿١١﴾

وَقَالَ الَّذِينَ كَفَرُوا لِلَّذِينَ آمَنُوا لَوْ كَانَ خَيْرًا مَّا سَبَقُونَا إِلَيْهِ ۗ وَإِذْ لَمْ يَهْتَدُوا بِهِ فَسَيَفْقَهُونَ هَذَا إِنْ كُنَّا قَادِرِينَ ﴿١٢﴾

وَمِنْ قَبْلِهِ كَتَبَ مُوسَىٰ إِمَامًا وَرَحْمَةً ۗ وَهَذَا كِتَابٌ مُّصَدِّقٌ لِّسَانِكَ عَرَبِيًّا لِّيُنذِرَ الَّذِينَ ظَلَمُوا ۗ وَبُشْرَىٰ لِلْمُحْسِنِينَ ﴿١٣﴾

إِنَّ الَّذِينَ قَالُوا رَبُّنَا اللَّهُ ثُمَّ اسْتَقَامُوا فَلَا خَوْفٌ عَلَيْهِمْ وَلَا هُمْ يَحْزَنُونَ ﴿١٤﴾

5. ಇಲ್ಲಿ ಸಾಕ್ಷಿದಾರ ಎಂದರೆ ಬನೀಇಸ್ರಾಕೀಲನ ಯಾವುದೇ ವಿಶೇಷ ವ್ಯಕ್ತಿಯಲ್ಲ. ಬದಲಾಗಿ ಬನೀ ಇಸ್ರಾಕೀಲನ ಓರ್ವ ಸಾಮಾನ್ಯ ವ್ಯಕ್ತಿ. ಅಲ್ಲಾಹನ ಈ ಮಾತಿನ ಇಂಗಿತವೇನೆಂದರೆ ಪವಿತ್ರ ಕುರ್ಆನ್ ನಿಮ್ಮ ಮುಂದಿಡುವ ಬೋಧನೆ ಅನುಪಮವಾದುದೇನಲ್ಲ. ಅದು ಜಗತ್ತಿನ ಮುಂದೆ ಮೊಟ್ಟ ಮೊದಲ ಬಾರಿ ಸಮರ್ಪಿಸಲ್ಪಟ್ಟಿತ್ತು. ಆದ್ದರಿಂದ ಮನುಷ್ಯರ ಮುಂದೆ ಹಿಂದೆಂದೂ ಬಂದಿರದಂತಹ ಈ ಅಪರಿಚಿತ ಮಾತುಗಳನ್ನು ಸಮ್ಮತಿಸುವುದು ಹೇಗೆ ಎಂಬ ನೆಪವನ್ನು ನೀವು ಮುಂದಿಡುವಂತಿಲ್ಲ. ತೌರಾತ್ ಮತ್ತು ಇತರ ದಿವ್ಯ ಗ್ರಂಥಗಳ ರೂಪದಲ್ಲಿ ಇದಕ್ಕೆ ಮೊದಲೂ ಬನೀಇಸ್ರಾಕೀಲರಿಗೆ ಇಂತಹುದೇ ಬೋಧನೆಗಳನ್ನು ನೀಡಲಾಗಿತ್ತು. ಮಾತ್ರವಲ್ಲ ಬನೀಇಸ್ರಾಕೀಲರ ಒಬ್ಬ ಸಾಮಾನ್ಯ ವ್ಯಕ್ತಿಯೂ ಅದರ ಮೇಲೆ ವಿಶ್ವಾಸವಿಟ್ಟಿದ್ದನು.

6. ಕುರ್ಆನಿನ ಮೇಲೆ ಕೆಲವು ಅವಿವೇಕಿಗಳಷ್ಟೇ ವಿಶ್ವಾಸವಿರಿಸಿದ್ದಾರೆ. ಅನ್ಯಥಾ ಅದೊಂದು ಒಳ್ಳೆಯ ಕೆಲಸವಾಗಿದ್ದರೆ ನಮ್ಮಂತಹ ಬುದ್ಧಿಜೀವಿಗಳು ಅದನ್ನು ನಂಬುವುದರಲ್ಲಿ ಹಿಂದೆ ಬೀಳಲು ಸಾಧ್ಯವಿರಲಿಲ್ಲ ಎಂಬುದು ಅವರ ಇಂಗಿತವಾಗಿತ್ತು.

14. ಇಂತಹವರು ಸ್ವರ್ಗಕ್ಕೆ ಹೋಗುವವರಾಗಿದ್ದಾರೆ. ಅವರು ಇಹ ಲೋಕದಲ್ಲಿ ಮಾಡುತ್ತಿದ್ದ ಸತ್ಕರ್ಮಗಳ ಪ್ರತಿಫಲವಾಗಿ ಅಲ್ಲಿ ಸದಾಕಾಲ ಇರುವರು.

أُولَئِكَ أَصْحَابُ الْجَنَّةِ خَالِدِينَ فِيهَا
جَزَاءً بِمَا كَانُوا يَعْمَلُونَ ﴿١٤﴾

15. ತನ್ನ ಮಾತಾಪಿತರೊಂದಿಗೆ ಸೌಜನ್ಯದಿಂದ ವರ್ತಿಸಬೇಕೆಂದು ನಾವು ಮಾನವನಿಗೆ ಆದೇಶಿಸಿದೆವು. ಅವನ ತಾಯಿಯು ಬಹಳ ಕಷ್ಟಪಟ್ಟು, ಅವನನ್ನು ಗರ್ಭದಲ್ಲಿರಿಸಿದಳು ಮತ್ತು ಕಷ್ಟಪಟ್ಟೇ ಅವನನ್ನು ಹೆತ್ತಳು. ಅವನ ಗರ್ಭಾವಧಿಯಲ್ಲಿ ಮತ್ತು ಮೊಲೆ ಹಾಲು ಬಿಡಿಸುವುದರಲ್ಲಿ ಮೂವತ್ತು ತಿಂಗಳುಗಳು ತಗಲಿದವು. ಅವನು ಸಂಪೂರ್ಣ ಪ್ರಾಬಲ್ಯಕ್ಕೆ ಬಂದು ನಲ್ವತ್ತು ವರ್ಷದವನಾದಾಗ, "ನನ್ನ ಪ್ರಭೂ, ನೀನು ನನಗೂ ನನ್ನ ಮಾತಾಪಿತರಿಗೂ ಕರುಣಿಸಿರುವ ಅನುಗ್ರಹಗಳ ಬಗ್ಗೆ ಕೃತಜ್ಞತೆ ಸಲ್ಲಿಸುವ ಹಾಗೂ ನೀನು ಸಂತ್ಯಪ್ತನಾಗುವಂತಹ ಸತ್ಕರ್ಮಗಳನ್ನು ಮಾಡುವ ಸೌಭಾಗ್ಯವನ್ನು ನನಗೆ ನೀಡು ಮತ್ತು ನನ್ನ ಮಕ್ಕಳನ್ನೂ ಸಜ್ಜನ ರಾಗಿ ಮಾಡಿ ನನಗೆ ಸುಖ ನೀಡು. ನಾನು ನಿನ್ನ ಸನ್ನಿಧಿಯಲ್ಲಿ ಪಶ್ಚಾತ್ತಾಪ ಪಡುತ್ತೇನೆ ಮತ್ತು ಖಂಡಿತವಾಗಿಯೂ ನಾನು ಶರಣಾಗತ(ಮುಸ್ಲಿಮ್) ದಾಸರಲ್ಲಾಗಿರುತ್ತೇನೆ" ಎಂದನು.

وَوَصَّيْنَا الْإِنْسَانَ بِوَالِدَيْهِ إِحْسَانًا
حَمَلَتْهُ أُمُّهُ كُرْهًا وَوَضَعَتْهُ كُرْهًا
وَحَمَلُهُ وَفِضْلُهُ ثَلَاثُونَ شَهْرًا حَتَّىٰ
إِذَا بَلَغَ أَسَدًا ۖ وَبَلَغَ أَرْبَعِينَ سَنَةً
قَالَ رَبِّ أُوذِرْنِي أَنْ أَشْكُرَ نِعْمَتَكَ
الَّتِي أَنْعَمْتَ عَلَيَّ وَعَلَىٰ وَالِدَيَّ وَأَنْ
أَعْمَلَ صَالِحًا تَرْضَاهُ وَأَصْلِحْ لِي
فِي ذُرِّيَّتِي ۖ إِنِّي تُبْتُ إِلَيْكَ وَإِنِّي
مِنَ الْمُسْلِمِينَ ﴿١٥﴾

16. ನಾವು ಇಂತಹವರ ಅತ್ಯುತ್ತಮ ಕರ್ಮಗಳನ್ನು ಸ್ವೀಕರಿಸುತ್ತೇವೆ ಮತ್ತು ಅವರ ಪಾಪಗಳನ್ನು ಮನ್ನಿಸುತ್ತೇವೆ. ಅವರೊಡನೆ ಮಾಡಲಾಗುತ್ತಿರುವ ಸತ್ಕರ್ಮಗಳ ಪ್ರಕಾರ ಅವರು ಸ್ವರ್ಗದವರೊಂದಿಗೆ ಸೇರಿಕೊಳ್ಳುವರು.

أُولَئِكَ الَّذِينَ نَتَقَبَّلُ عَنْهُمْ أَحْسَنَ
مَاعَمَلُوا وَنَتَجَاوَزُ عَنْ سَيِّئَاتِهِمْ
فِي أَصْحَابِ الْجَنَّةِ وَعَدَّ الصَّدَقِ
الَّذِي كَانُوا يُوعَدُونَ ﴿١٦﴾

17. ಇನ್ನು ತನ್ನ ಮಾತಾಪಿತರೊಡನೆ, "ಛೇ, ನಿಮ್ಮ ದೆಂತಹ ಕಿರುಕುಳ! ನಾನು ಮರಣಾನಂತರ ಗೋರಿಯಿಂದ ಹೊರ ತರಲ್ಪಡುವೆನೆಂದು ನೀವು ನನ್ನನ್ನು ಹೆದರಿಸುತ್ತಿರುವಿರಾ? ವಸ್ತುತಃ ನನಗಿಂತ ಮುಂಚೆ ಅನೇಕ ವಂಶಗಳು ಗತಿಸಿವೆ. (ಅವರಲ್ಲಾರೂ ಎದ್ದು ಬಂದದ್ದಿಲ್ಲ)" ಎಂದು ಹೇಳಿದನು. ಅವನ ಮಾತಾಪಿತರು ಅಲ್ಲಾಹನಿಗೆ ಮೊರೆಯಿಟ್ಟು, "ಓ ಭಾಗ್ಯಹೀನನೇ! ಒಪ್ಪಿಕೋ. ಅಲ್ಲಾಹನ ವಾಗ್ದಾನವು ಸತ್ಯವಾದುದು" ಎನ್ನುತ್ತಾರೆ. ಆದರೆ ಅವನು, "ಇವೆಲ್ಲ ಪೂರ್ವಕಾಲದ ಕಟ್ಟುಕತೆಗಳಾಗಿವೆ" ಎನ್ನುತ್ತಾನೆ.

وَالَّذِي قَالَ لِوَالِدَيْهِ أُتِيَ لَكُمْ
الْعِلْدَانِي أَنْ أُخْرَجَ وَقَدْ خَلَتِ
الْقُرُونُ مِنْ قَبْلِي وَهُمْ يَسْتَفْغِيثُونَ
اللَّهَ وَيْلَكَ أَمُنٌ إِنَّ وَعْدَ اللَّهِ حَقٌّ
فَيَقُولُ مَا هَذَا إِلَّا آسَاطِيرُ الْأَوَّلِينَ ﴿١٧﴾

18. ಯಾತನೆಯ ತೀರ್ಮಾನವು ಅನ್ವಯವಾಗಿರುವುದು ಇದೇ ಜನರ ಮೇಲೆ. ಇವರಿಗಿಂತ ಮೊದಲು ಗತಿಸಿರುವ (ಇದೇ ತರದ) ಯಕ್ಷ ಮತ್ತು ಮಾನವರ ಹಿಂಡುಗಳ ಸಾಲಿಗೆ ಇವರೂ

أُولَئِكَ الَّذِينَ حَقَّ عَلَيْهِمُ الْقَوْلُ فِي
أَمْرِ قَدْ خَلَتْ مِنْ قَبْلِهِمْ مِنَ الْجِنِّ

ಸೇರಿಕೊಳ್ಳುವರು. ನಿಸ್ಸಂದೇಹವಾಗಿಯೂ ಇವರು ನಷ್ಟಕ್ಕೊಳಗಾದವರಾಗಿದ್ದಾರೆ.

وَإِلَّا نَسِطُ إِلَهُكُمْ كَأَنُؤَاخِسِرِينَ ⑭

19. ಎರಡು ತಂಡಗಳ ಪೈಕಿ ಪ್ರತಿಯೊಂದು ತಂಡದವರಿಗೂ ಅವರವರ ಕರ್ಮಕ್ಕನುಸಾರವಾದ ಸ್ಥಾನವಿದೆ. ಅಲ್ಲಾಹನು ಅವರಿಗೆ ಅವರ ಕರ್ಮಗಳ ಪರಿಪೂರ್ಣ ಪ್ರತಿಫಲ ನೀಡುವಂತಾಗಲಿಕ್ಕಾಗಿ ಅವರ ಮೇಲೆ ಖಂಡಿತ ಅನ್ಯಾಯವಾಗದು.

وَإِلَّا نَسِطُ إِلَهُكُمْ كَأَنُؤَاخِسِرِينَ ⑭

20. ಈ ಸತ್ಯನಿಷೇಧಿಗಳು ಅಗ್ನಿಯ ಮುಂದೆ ಬಂದು ನಿಲ್ಲಿಸಲ್ಪಟ್ಟಾಗ ಅವರೊಡನೆ, "ನೀವು ನಿಮ್ಮ ಪಾಲಿನ ಅನುಗ್ರಹಗಳನ್ನು ನಿಮ್ಮ ಲೌಕಿಕ ಜೀವನದಲ್ಲೇ ಮುಗಿಸಿಬಿಟ್ಟಿರಿ ಮತ್ತು ಅವುಗಳ ಸವಿಯನ್ನು ಅನುಭವಿಸಿಕೊಂಡಿರಿ. ನೀವು ಭೂಮಿಯಲ್ಲಿ ಯಾವುದೇ ಹಕ್ಕಿಲ್ಲದೆ ತೋರುತ್ತಿದ್ದ ಅಹಂಕಾರದ ಹಾಗೂ ನೀವು ಮಾಡಿದ ಆಜ್ಞೋಲ್ಲಂಘನೆಯ ಫಲವಾಗಿ ಇಂದು ನಿಮಗೆ ಅಪಮಾನಕಾರಕ ಯಾತನೆ ಕೊಡಲಾಗುವುದು" ಎಂದು ಹೇಳಲಾಗುವುದು.

وَيَوْمَ يُعْرَضُ الَّذِينَ كَفَرُوا عَلَى النَّارِ أَدُّهَبْتُمْ طِبَابْتَكُمْ فِي حَيَاتِكُمْ الدُّنْيَا وَأَسْمَعْتُمْ بَهَا فَأَلْيَوْمَ تُجْرَدُونَ عَذَابَ الْهُونِ بِمَا كُنْتُمْ تَسْتَكْبِرُونَ فِي الْأَرْضِ بِغَيْرِ الْحَقِّ وَبِمَا كُنْتُمْ تَفْسُقُونَ ⑮

21. ಇವರಿಗೆ 'ಆದ್'ರ ಸಹೋದರನ (ಹೂದ್'ರ) ವೃತ್ತಾಂತವನ್ನು ತಿಳಿಸಿರಿ. ಅವರು 'ಅಹ್‌ಕಾಫ್'ನಲ್ಲಿ ತಮ್ಮ ಜನಾಂಗಕ್ಕೆ, "ಅಲ್ಲಾಹನ ಹೊರತು ಇನ್ನಾರ ದಾಸ್ಯ-ಆರಾಧನೆಯನ್ನು ಮಾಡಬೇಡಿರಿ, ನನಗೆ ನಿಮ್ಮ ವಿಷಯದಲ್ಲಿ ಒಂದು ಭಯಾನಕ ದಿನದ ಯಾತನೆಯ ಭಯವಿದೆ" ಎಂಬ ಎಚ್ಚರಿಕೆ ಕೊಟ್ಟಾಗ- ಇಂತಹ ಎಚ್ಚರಿಕೆ ನೀಡುವವರು ಅವರಿಗಿಂತ ಮುಂಚೆಯೂ ಬಂದಿದ್ದರು ಮತ್ತು ಅವರ ನಂತರವೂ ಬರುತ್ತಿದ್ದರು.-

وَإِذْ كُرِّمْنَا عَادًا إِذْ أَنْدَرْنَا قَوْمَهُ بِالْأَحْقَابِ وَقَدْ خَلَّتِ الشُّدُرُ مِنْ بَيْنِ يَدَيْهِ وَمِنْ خَلْفِهِ أَلَّا تَعْبُدُوا إِلَّا اللَّهَ ⑯ إِنَّي أَخَانُ عَلَيْكُمْ عَذَابَ يَوْمٍ عَظِيمٍ ⑰

22. 'ಅವರು ಹೀಗೆಂದರು, "ನೀನು ನಮ್ಮನ್ನು ಮೋಸಗೊಳಿಸಿ ನಮ್ಮ ಆರಾಧ್ಯರಿಂದ ಬೇರ್ಪಡಿಸಿ ಬಿಡಲಿಕ್ಕಾಗಿ ಬಂದಿರುವೆಯಾ? ನೀನು ನಿಜಕ್ಕೂ ಸತ್ಯವಾದಿಯಾಗಿದ್ದರೆ ನಮ್ಮನ್ನು ಬೆದರಿಸುತ್ತಿರುವಂತಹ ನಿನ್ನ ಆ ಯಾತನೆಯನ್ನು ತಂದು ಬಿಡು."

قَالُوا أَجِئْتَنَا لِنَأْفِكَنَا عَنِ الْهَتِنَا قَاتِنَا بِمَا تَعِدُنَا إِنْ كُنْتَ مِنَ الصّٰدِقِينَ ⑰

23. ಆಗ ಅವರು; "ಅದರ ಜ್ಞಾನವಂತು ಅಲ್ಲಾಹನಿಗಿದೆ.⁷ ನಾನು ನನಗೆ ಕೊಟ್ಟು ಕಳುಹಿಸಲಾಗಿರುವಂತಹ ಸಂದೇಶವನ್ನು ಮಾತ್ರ ನಿಮಗೆ ತಲುಪಿಸುತ್ತಿದ್ದೇನೆ. ಆದರೆ, ನೀವು ಮೌಢ್ಯತೆ ಪ್ರಕಟಿಸುತ್ತಿರುವುದನ್ನು ನಾನು ಕಾಣುತ್ತಿದ್ದೇನೆ" ಎಂದರು.

قَالَ إِنَّمَا الْعِلْمُ عِنْدَ اللَّهِ وَإِنَّمَا أَنَا بِلِقَائِهِ مِمَّا أُرْسِلْتُ بِهِ وَلَكِنِّي أَرَاكُمْ قَوْمًا تَجْهَلُونَ ⑱

7. ಅರ್ಥಾತ್- ಯಾತನೆಯನ್ನು ಯಾವಾಗ ಕಳುಹಿಸಲಾಗುವುದು ಮತ್ತು ಎಲ್ಲಿಯ ತನಕ ನಿಮಗೆ ಕಾಲಾವಕಾಶ ನೀಡಲಾಗುವುದು ಎಂಬುದರ ಜ್ಞಾನ.

24. ತರುವಾಯ ಅವರು ಆ ಯಾತನೆಯು ತಮ್ಮ ಕಣಿವೆಗಳತ್ತ ಬರುತ್ತಿದ್ದುದನ್ನು ಕಂಡು, "ಇದು ನಮ್ಮ ಮೇಲೆ ಮಳೆ ಸುರಿಸಲಿ ಕ್ಯಾಗಿ ಬರುತ್ತಿರುವ ಮೋಡ" ಎಂದರು. "ಅಲ್ಲ!" ವಾಸ್ತವದಲ್ಲಿ ಇದು ನೀವು ಆತುರ ಪಡುತ್ತಿರುವ ವಸ್ತುವೇ ಆಗಿದೆ. ಇದು ಬಿರುಗಾಳಿಯಾಗಿದ್ದು ಇದರಲ್ಲಿ ವೇದನಾಜನಕ ಯಾತನೆ ಇದೆ.

فَلَمَّا رَأَوْهُ عَارِضًا مُّسْتَقْبِلَ أُوْدِيَّتِهِمْ
قَالُوا هَذَا عَارِضٌ مُّسْطَرٌّ نَّابِلٌ هُوَ
مَا اسْتَعْجَلْتُمْ بِهِ رِيحٌ فِيهَا
عَذَابٌ أَلِيمٌ ﴿١٤﴾

25. ಇದು ತನ್ನ ಪ್ರಭುವಿನ ಅಪ್ಪಣೆಯಂತೆ ಸಕಲ ವಸ್ತುಗಳನ್ನೂ ನಾಶಗೊಳಿಸಿ ಬಿಡುವುದು." ಕೊನೆಗೆ ಅವರ ಪಾಡೇನಾಯಿತೆಂದರೆ, ಅವರ ವಾಸಸ್ಥಾನಗಳ ಹೊರತು ಅಲ್ಲಿ ಬೇರೇನೂ ಕಂಡು ಬರುತ್ತಿರಲಿಲ್ಲ. ಈ ರೀತಿಯಲ್ಲಿ ನಾವು ಅಪರಾಧಿಗಳಿಗೆ ಪ್ರತಿಫಲ ಕೊಡುತ್ತೇವೆ.

تُدْرِكُ كُلَّ شَيْءٍ بِأَمْرِ رَبِّهَا فَاصْحُورًا
لَا يُرَىٰ إِلَّا مَسَكِنُهُمْ كَذَلِكَ
نَجْزِي الْقَوْمَ الْمُجْرِمِينَ ﴿١٥﴾

26. ನಾವು ನಿಮಗೆ ಕೊಟ್ಟಿರದಂತಹವುಗಳನ್ನೆಲ್ಲ ಅವರಿಗೆ ಕೊಟ್ಟಿದ್ದೆವು. ನಾವು ಅವರಿಗೆ ಕಿವಿ, ಕಣ್ಣು ಮತ್ತು ಮನಸ್ಸು ಇವೆಲ್ಲವನ್ನೂ ಕೊಟ್ಟಿದ್ದೆವು. ಆದರೆ ಅವರ ಕಿವಿಗಳಾಗಲಿ, ಕಣ್ಣುಗಳಾಗಲಿ, ಮನಸ್ಸುಗಳಾಗಲಿ ಅವರ ಯಾವ ಕೆಲಸಕ್ಕೂ ಬರಲಿಲ್ಲ. ಏಕೆಂದರೆ ಅವರು ಅಲ್ಲಾಹನ ಸೂಕ್ತಗಳನ್ನು ನಿರಾಕರಿಸುತ್ತಿದ್ದರು. ಅವರು ಯಾವುದನ್ನು ಅಪಹಾಸ್ಯ ಮಾಡುತ್ತಿದ್ದರೋ ಅದರ ಸುಳಿಯಲ್ಲೇ ಸಿಲುಕಿ ಬಿಟ್ಟರು.

وَلَقَدْ مَكَّنَّهُمْ فِيمَا إِنْ مَكَّنَّاكُمْ فِيهِ
وَجَعَلْنَا لَهُمْ سَمْعًا وَآبْصَارًا وَأَفْئِدَةً
فَمَا أَعْنَىٰ عَنْهُمْ سَمْعُهُمْ وَلَا أَبْصَارُهُمْ
وَلَا أَفْئِدَتُهُمْ مِنْ شَيْءٍ إِذْ كَانُوا
يَجْحَدُونَ بِآيَاتِ اللَّهِ وَحَاقَ بِهِمْ
مَا كَانُوا بِهِ يَسْتَهْزِئُونَ ﴿١٦﴾

27. ನಾವು ನಿಮ್ಮ ಪರಿಸರದ ಪ್ರದೇಶಗಳಲ್ಲಿ ಅನೇಕ ನಾಡುಗಳನ್ನು ನಾಶಗೊಳಿಸಿ ಬಿಟ್ಟಿದ್ದೇವೆ. ಅವರು ಮರಳಲೂಬಹುದೆಂದು ನಿರೀಕ್ಷಿಸಿ, ನಾವು ಪದೇಪದೇ ತರತರದ ನಿದರ್ಶನಗಳನ್ನು ಕಳುಹಿಸಿ ಅವರಿಗೆ ತಿಳಿ ಹೇಳಿದೆವು.

وَلَقَدْ أَهْلَكْنَا مَا حَوْلَكُمْ مِنَ الْقُرَىٰ
وَصَرَّفْنَا الْآيَاتِ لَعَلَّهُمْ يَرْجِعُونَ ﴿١٧﴾

28. ಅವರು ಅಲ್ಲಾಹನನ್ನು ಬಿಟ್ಟು, ದೇವ ಸಾವಿರೊಪ್ಪದ ಮಾಧ್ಯಮಗಳೆಂದು ಭಾವಿಸಿ ಯಾರನ್ನು ಆರಾಧ್ಯರಾಗಿ ಮಾಡಿ ಕೊಂಡಿದ್ದರೋ, ಅವರೇಕೆ ಇವರಿಗೆ ನೆರವಾಗಲಿಲ್ಲ?" ವಾಸ್ತವದಲ್ಲಿ

فَلَوْلَا نَصْرُهُمُ الَّذِينَ اتَّخَذُوا مِنْ
دُونِ اللَّهِ قُرْبَانًا آلِهَةً بَلَّ طَبْلًا
عَنْهُمْ وَذَلِكَ إِنْكُهُمْ وَمَا

8. ಅವರಿಗೆ ಈ ಉತ್ತರವನ್ನು ಯಾರು ನೀಡಿದ್ದರು ಎಂಬುದರ ವಿವರಣೆ ಇಲ್ಲ. ಮಾತಿನ ಧಾಟಿಯಿಂದ ಆಗಿನ ಪರಿಸ್ಥಿತಿಯೇ ಕಾರ್ಯತಃ ಅವರಿಗೆ ಈ ಉತ್ತರವನ್ನು ನೀಡುತ್ತೆಂದು ವ್ಯಕ್ತವಾಗುತ್ತದೆ. ತಮ್ಮ ಕಣಿವೆಗಳನ್ನು ಸಂಪದ್ಯುಕ್ತಗೊಳಿಸಲಿಕ್ಕಾಗಿ ಈ ಮೋಡಗಳು ಕವಿವಿವೆ ಎಂದವರು ಭಾವಿಸಿದ್ದರು. ನಿಜವಾಗಿ ಅದು ಅವರನ್ನು ಸರ್ವನಾಶಗೊಳಿಸಲು ಮುಂದೂತ್ತಿ ಬರುತ್ತಿದ್ದ ಬಿರುಗಾಳಿಯಾಗಿತ್ತು.

9. ಅರ್ಥಾತ್ ಇವರು ಅಲ್ಲಾಹನ ಆಪ್ತ ದಾಸರು, ಆದ್ದರಿಂದ 'ಇವರ ಮೂಲಕ ನಮಗೆ ದೇವನಡೆಗೆ ತಲಪಲು ಸಾಧ್ಯವಿದೆ' ಎಂಬ ಭರವಸೆಯೊಂದಿಗೆ ವ್ಯಕ್ತಿಗಳ ಜತೆ ಅವರು ಶ್ರದ್ಧೆಯನ್ನು ಬೆಳೆಸಲಾರಂಭಿಸಿದರು. ಆದ್ದರಿಂದ ಅವರನ್ನೇ ಸಹಾಯಕ್ಕಾಗಿ ಕರೆಯತೊಡಗಿದರು. ಪ್ರಾರ್ಥನೆಗಳನ್ನೂ ಅವರೊಡನೆಯೇ ಮಾಡತೊಡಗಿದರು. ಅವರನ್ನೇ ಅಧಿಪತಿಯೆಂದು ಭಾವಿಸಿದರು. ನಮ್ಮ ಮೊರೆಯನ್ನು ಕೇಳಿ ಕಷ್ಟಗಳನ್ನು ನೀಗಿಸುವವರು ಅವರೇ ಆಗಿದ್ದಾರೆಂದುಕೊಂಡರು. ಅವರನ್ನು ಈ ಪಥಭ್ರಷ್ಟತೆಯಿಂದ ಮುಕ್ತಗೊಳಿಸಲಿಕ್ಕಾಗಿಯೇ

ಅವರಂತು ಇವರಿಂದ ಕಳೆದು ಹೋದರು. ಇದು ಅವರ ಅಸತ್ಯ ಹಾಗೂ ಅವರು ಕಟ್ಟಿಕೊಂಡಿದ್ದ ಕೃತಕ ವಿಶ್ವಾಸಗಳ ಪರಿಣಾಮವಾಗಿತ್ತು.

كَانُوا يَفْتَرُونَ ﴿١٠﴾

29. ಕುರ್‌ಆನನ್ನು ಆಲಿಸಲಿಕ್ಕಾಗಿ ಯಕ್ಷಗಳ ಒಂದು ತಂಡವನ್ನು ನಾವು ನಿಮ್ಮ ಕಡೆಗೆ ತಂದಿದ್ದ (ಘಟನೆಯೂ ಸ್ಮರಣಾರ್ಹವಾಗಿದೆ.)¹⁰ ಅವರು (ನೀವು ಕುರ್‌ಆನ್ ಪಠಿಸುತ್ತಿದ್ದ) ಆ ಸ್ಥಳವನ್ನು ತಲಪಿದಾಗ 'ಮೌನವಾಗಿರಿ' ಎಂದು ಪರಸ್ಪರ ಹೇಳಿದರು. ಓದಿ ಮುಗಿದಾಗ ಅವರು ಎಚ್ಚರಿಕೆ ನೀಡುವವರಾಗಿ ತಮ್ಮ ಜನಾಂಗದ ಕಡೆಗೆ ಮರಳಿದರು.

وَإِذْ صَرَفْنَا إِلَيْكَ نَفَرًا مِّنَ الْجِنَّ
سَيِّئُونَ الْقُرْآنَ فَلَمَّا حَضَرُوهُ
قَالُوا أَنصتُوا^{١٠} فَلَمَّا قُضِيَ وَلَّوْا
إِلَىٰ قَوْمِهِمْ مُّسْتَفِيرِينَ ﴿١٠﴾

30. ಅವರು ಹೋಗಿ ಹೇಳಿದರು, "ನಮ್ಮ ಜನಾಂಗದವರೇ, ನಾವು ಒಂದು ಗ್ರಂಥವನ್ನು ಆಲಿಸಿದೆವು. ಅದು 'ಮೂಸಾ'ರ ಬಳಿಕ ಅವತೀರ್ಣಗೊಳಿಸಲ್ಪಟ್ಟಿದೆ. ಅದು ತನಗಿಂತ ಮುಂಚೆ ಬಂದ ಗ್ರಂಥಗಳನ್ನು ಸಮರ್ಥಿಸುತ್ತದೆ ಮತ್ತು ಸತ್ಯ ಹಾಗೂ ಸನ್ಮಾರ್ಗದಡೆಗೆ ಮಾರ್ಗದರ್ಶನ ಮಾಡುತ್ತದೆ."¹¹

قَالُوا يَاقَوْمِمْآآ إِيَّا سَاعَيْنَا كِتَابًا أَنْزَلَ
مِن بَعْدِ مُوسَىٰ مُصَدِّقًا لِّمَا بَيْنَ
يَدَيْهِ يَهْدِي إِلَى الْحَقِّ وَإِلَى
طَرِيقٍ مُّسْتَقِيمٍ ﴿١٠﴾

31. ನಮ್ಮ ಜನಾಂಗದವರೇ, ಅಲ್ಲಾಹನತ್ತ ಕರೆಯುವವನ ಕರೆಯನ್ನು ಸ್ವೀಕರಿಸಿಕೊಳ್ಳಿರಿ ಮತ್ತು ಅದರ ಮೇಲೆ ವಿಶ್ವಾಸವಿಡಿರಿ. ಅಲ್ಲಾಹನು ನಿಮ್ಮ ಪಾಪಗಳನ್ನು ಕ್ಷಮಿಸುವನು ಮತ್ತು ದುಃಖದಾಯಕ ಯಾತನೆಯಿಂದ ನಿಮ್ಮನ್ನು ರಕ್ಷಿಸುವನು".

يَقَوْمِمْآآ أَجِيبُوا دَاعِيَ اللَّهِ وَآمِنُوا
بِهِ يَغْفِرْ لَكُمْ مِّن ذُنُوبِكُمْ وَ
يَجْزِكُمْ مِّنْ عَذَابٍ آَلِيمٍ ﴿١١﴾

ಅಲ್ಲಾಹನು ಪ್ರವಾದಿಗಳ ಮೂಲಕ ತನ್ನ ಸೂಕ್ತಗಳನ್ನು ಕಳುಹಿಸಿ ಅವರನ್ನು ಸುಧಾರಿಸಲು ಪ್ರಯತ್ನಿಸಿದನು. ಆದರೆ ಅವರು ಆ ಮಿಥ್ಯ ದೇವರುಗಳ ದಾಸ್ಯಕ್ಕೆ ಕಟ್ಟು ಬಿದ್ದಿದ್ದರು. ನಾವು ಅಲ್ಲಾಹನ ಹೊರತು ಈ ಮಿಥ್ಯ ದೇವರುಗಳನ್ನೇ ನೆಚ್ಚಿಕೊಳ್ಳುತ್ತೇವೆಂದು ಅವರು ಪಟ್ಟು ಹಿಡಿದರು. ಈಗ ಈ ಬಹುದೇವಾರಾಧಕರ ಮೇಲೆ ಅವರ ಪಥಭ್ರಷ್ಟತೆಯಿಂದಾಗಿ ಅಲ್ಲಾಹನ ಯಾತನೆ ಎರಗುತ್ತಿರುವಾಗ ಮೊರೆಯನ್ನು ಕೇಳುವವರೂ ಸಂಕಟಹರರೂ ಆದ ಆ ಆರಾಧ್ಯರು ಎಲ್ಲಿ ಹೋದರು? ಈ ಕಷ್ಟಕಾಲದಲ್ಲಿ ಅವರೇಕೆ ಇವರ ಕೈ ಹಿಡಿಯಲು ಧಾವಿಸಿ ಬರಲಿಲ್ಲ?

10. ಇದು ಪ್ರವಾದಿವರ್ಯರ(ಸ) ತಾಯಿಫ್ ಯಾತ್ರೆಯಿಂದ ಮಕ್ಕಾಕ್ಕೆ ಮರಳುತ್ತಿರುವಾಗ ದಾರಿಯ ಮಧ್ಯೆ ಸಂಭವಿಸಿದ ಘಟನೆಯ ಪ್ರಸ್ತಾಪ. ಅವರು ನಮಾಝ್‌ನಲ್ಲಿ ಕುರ್‌ಆನ್ ಪಠಿಸುತ್ತಿದ್ದಾಗ ಜಿನ್ನ(ಯಕ್ಷ)ಗಳ ಒಂದು ಗುಂಪು ಆ ಮಾರ್ಗವಾಗಿ ಸಾಗುತ್ತಿತ್ತು. ಅವರ ಪಠನವನ್ನು ಕೇಳಿ ಅವು ನಿಂತು ಬಿಟ್ಟವು. ಈ ನಿಟ್ಟಿನಲ್ಲಿ ಬಂದಿರುವ ಎಲ್ಲಾ ವರದಿಗಳಲ್ಲಿ ಒಂದು ವಿಷಯದ ಬಗ್ಗೆ ಒಮ್ಮತಾಭಿಪ್ರಾಯವಿದೆ. ಅದೇನೆಂದರೆ, ಆ ಸಂದರ್ಭದಲ್ಲಿ ಜಿನ್ನಗಳು ಪ್ರವಾದಿವರ್ಯರ(ಸ) ಮುಂದೆ ಬಂದಿರಲಿಲ್ಲ. ಹಾಗೆಯೇ ಜಿನ್ನಗಳ ಆಗಮನ ಅವರ ಗಮನಕ್ಕೆ ಬಂದಿರಲೂ ಇಲ್ಲ. ತದನಂತರ ಅಲ್ಲಾಹನು ದಿವ್ಯವಾಣಿಯ ಮೂಲಕ ಅವರು ಬಂದು ಕುರ್‌ಆನ್ ಕೇಳಿದುದರ ಬಗ್ಗೆ ಸುದ್ದಿ ತಿಳಿಸಿದನು.
11. ಈ ಜಿನ್ನಗಳು ಹಿಂದೆಯೇ ಹ. ಮೂಸಾ(ಅ) ಮತ್ತು ದಿವ್ಯಗ್ರಂಥಗಳ ಮೇಲೆ ವಿಶ್ವಾಸವಿಟ್ಟಿದ್ದವು ಎಂದು ಇದರಿಂದ ವ್ಯಕ್ತವಾಗುತ್ತದೆ. ಕುರ್‌ಆನನ್ನು ಕೇಳಿದ ನಂತರ ಅವರಿಗೆ ಇದು ಹಿಂದಿನ ಪ್ರವಾದಿಗಳು ನೀಡಿದಂತಹ ಬೋಧನೆಯೇ ಆಗಿದೆ ಎಂದು ಮನವರಿಕೆಯಾಯಿತು. ಆದ್ದರಿಂದ ಅವರು ಈ ಗ್ರಂಥ ಮತ್ತು ಅದನ್ನು ತಂದ ಪ್ರವಾದಿವರ್ಯರ(ಸ) ಮೇಲೆಯೂ ವಿಶ್ವಾಸವಿರಿಸಿದರು.

32. ಅಲ್ಲಾಹನ ಕಡೆಗೆ ಕರೆ ನೀಡುವವನ ಮಾತನ್ನು ಸ್ವೀಕರಿಸದಿದ್ದವನು ಭೂಮಿಯಲ್ಲಿ ಅಲ್ಲಾಹನನ್ನು ಸೋಲಿಸಲು ಶಕ್ತನಲ್ಲ ಮತ್ತು ಅಲ್ಲಾಹನಿಂದ ಅವನನ್ನು ರಕ್ಷಿಸತಕ್ಕಂತಹ ರಕ್ಷಕ ಮಿತ್ರರೂ ಅವನಿಗೆ ಇಲ್ಲ. ಇಂತಹವರು ಸುವ್ಯಕ್ತ ಪಥಭ್ರಷ್ಟತೆಯಲ್ಲಿ ಬಿದ್ದಿರುವರು.

وَمَنْ لَا يُجِبْ دَاعِيَ اللَّهِ فَلَيْسَ بِمُعْجِزٍ فِي الْأَرْضِ وَلَيْسَ لَهُ مِنْ دُونِهِ أَوْلِيَاءُ ۗ أَتُؤَلَّفُ فِي صَلَاتِ مُبِينٍ ﴿٣٢﴾

33. ಈ ಭೂಮಿ-ಆಕಾಶಗಳನ್ನು ಸೃಷ್ಟಿಸಿದ ಹಾಗೂ ಇವುಗಳನ್ನು ಉಂಟು ಮಾಡುವುದರಲ್ಲಿ ದಣಿಯದ ಅಲ್ಲಾಹನು ಮೃತರನ್ನು ಪುನಃ ಜೀವಂತಗೊಳಿಸಲು ಖಂಡಿತ ಶಕ್ತನೆಂಬುದು ಇವರಿಗೆ ತೋಚುವುದಿಲ್ಲವೇ? ಏಕೆಲ್ಲ! ನಿಶ್ಚಯವಾಗಿಯೂ ಅವನು ಸಕಲ ವಿಷಯಗಳ ಸಾಮರ್ಥ್ಯವುಳ್ಳವನು.

أَوَلَمْ يَرَوْا أَنَّ اللَّهَ الَّذِي خَلَقَ السَّمَوَاتِ وَالْأَرْضِ وَكَمْ يَعْبُرُ بِخَلْقِهِنَّ بِقَدِيرٍ عَلَىٰ أَنْ يُحْيِيَ الْمَوْتَىٰ ۗ بَلَىٰ إِنَّهُ عَلَىٰ كُلِّ شَيْءٍ قَدِيرٌ ﴿٣٣﴾


34. ಈ ಸತ್ಯನಿಷೇಧಿಗಳು ಅಗ್ನಿಯ ಮುಂದೆ ತರಲ್ಪಡುವಾಗ ಇವರೊಡನೆ, "ಇದು ಸತ್ಯವಲ್ಲವೇ?" ಎಂದು ಕೇಳಲಾಗುವುದು. ಆಗ ಇವರು, "ಹೌದು! ನಮ್ಮ ಪ್ರಭುವಿನಾಣೆ (ಇದು ನಿಜಕ್ಕೂ ಸತ್ಯ)" ಎನ್ನುವರು. ಆಗ ಅಲ್ಲಾಹನು- "ಹಾಗಿದ್ದರೆ ನೀವು ಮಾಡುತ್ತಿದ್ದ ನಿರಾಕರಣೆಯ ಫಲವಾಗಿ ಈಗ ಯಾತನೆಯ ಸವಿಯನ್ನು ಅನುಭವಿಸಿರಿ" ಎನ್ನುವನು.

وَيَوْمَ يُعْرَضُ الَّذِينَ كَفَرُوا عَلَىٰ النَّارِ أَلَيْسَ هَذَا بِالْحَقِّ قَالُوا بَلَىٰ وَرَبِّنَا قَالِ فذُوقُوا الْعَذَابَ بِمَا كُنْتُمْ تَكْفُرُونَ ﴿٣٤﴾

35. ಆದುದರಿಂದ ಸಂದೇಶವಾಹಕರೇ, ದೃಢಚಿತ್ತರಾಗಿದ್ದ ಸಂದೇಶವಾಹಕರು ತಾಳ್ಮೆ ವಹಿಸಿದಂತೆ ತಾಳ್ಮೆ ವಹಿಸಿರಿ ಮತ್ತು ಇವರ ವಿಷಯದಲ್ಲಿ ಅವಸರ ಪಡಬೇಡಿರಿ. ಇವರಿಗೆ ಎಚ್ಚರಿಕೆ ನೀಡಲಾಗುತ್ತಿರುವ ವಸ್ತುವನ್ನು ಇವರು ಕಣ್ಣಾರೆ ಕಾಣುವಂದು ತಾವು ಭೂಲೋಕದಲ್ಲಿ ದಿನದ ಒಂದು ಘಳಿಗೆಗಿಂತ ಹೆಚ್ಚು ಕಾಲ ಇರಲಿಲ್ಲವೋ ಎಂಬಂತೆ ಇವರಿಗೆ ಭಾಸವಾಗುವುದು. ವಿಷಯವು ಮುಟ್ಟಿಸಲ್ಪಟ್ಟಿತು, ಇನ್ನು ಆಜ್ಞೋಲ್ಲಂಘಕರಲ್ಲದೆ ಇನ್ನಾರಾದರೂ ನಾಶ ಹೊಂದುವರೇ?

فَأَصْبِرْ كَمَا صَبَرَ أُولُو الْعَزْمِ مِنَ الرُّسُلِ وَلَا تَسْتَعْجِلْ لَهُمْ كَأَنَّهُمْ يَوْمَ يَرَوْنَ مَا يُوعَدُونَ لَمْ يَلْبَسُوا إِلَّا سَاعَةً مِّنْ نَّهَارٍ بَلَّغْنَا قَوْلَ يَهْلِكُ إِلَّا الْقَوْمُ الْفَاسِقُونَ ﴿٣٥﴾


﴿٣٥﴾



(ಅವತೀರ್ಣ - ಮದೀನಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಸತ್ಯವನ್ನು ನಿರಾಕರಿಸಿದವರ ಹಾಗೂ ಅಲ್ಲಾಹನ ಮಾರ್ಗದಿಂದ ತಡೆದವರ ಕರ್ಮಗಳನ್ನು ಅಲ್ಲಾಹನು ವ್ಯರ್ಥಗೊಳಿಸಿಬಿಟ್ಟನು-
2. ಮತ್ತು ಸತ್ಯವಿಶ್ವಾಸ ಸ್ವೀಕರಿಸಿದ ಹಾಗೂ ಸತ್ಯರ್ಮ ಮಾಡಿದ, ಮುಹಮ್ಮದರ ಮೇಲೆ ಅವತೀರ್ಣಗೊಂಡದ್ದನ್ನು ಅವರ ಪ್ರಭುವಿನ ಕಡೆಯಿಂದ ಪರಮ ಸತ್ಯವಾದುದೆಂದು ನಂಬಿದವರ ಪಾಪಗಳನ್ನು ಅಲ್ಲಾಹನು ಅವರಿಂದ ದೂರೀಕರಿಸಿದನು ಮತ್ತು ಅವರ ಸ್ಥಿತಿಯನ್ನು ಸರಿ ಪಡಿಸಿದನು.
3. ಇದೇಕೆಂದರೆ- ಸತ್ಯನಿಷೇಧಿಗಳು ಮಿಥ್ಯವನ್ನು ಅನುಸರಿಸಿದರು ಮತ್ತು ಸತ್ಯವಿಶ್ವಾಸಿಗಳು ಅವರ ಪ್ರಭುವಿನ ಕಡೆಯಿಂದ ಬಂದಿರುವ ಸತ್ಯವನ್ನು ಅನುಸರಿಸಿದರು. ಈ ರೀತಿಯಲ್ಲಿ ಅಲ್ಲಾಹನು ಜನರಿಗೆ ಅವರ ಸರಿಯಾದ ನೆಲೆಯನ್ನು ತಿಳಿಸಿ ಬಿಡುತ್ತಾನೆ.
4. ಆದುದರಿಂದ ಈ ಸತ್ಯನಿಷೇಧಿಗಳನ್ನು ಯುದ್ಧದಲ್ಲಿ ನೀವು ಎದುರಿಸಿದಾಗ, ಪ್ರಥಮ ಕೆಲಸ ಕತ್ತು ಕಡಿಯುವುದಾಗಿರುತ್ತದೆ. ನೀವು ಅವರನ್ನು ಚೆನ್ನಾಗಿ ಸದೆಬಡಿದ ಬಳಿಕ ಕೈದಿಗಳನ್ನು ಬಿಗಿಯಾಗಿ ಕಟ್ಟಿರಿ. ಆ ಬಳಿಕ ನೀವು ಅವರ ಮೇಲೆ ಸೌಜನ್ಯ ತೋರಬಹುದು ಅಥವಾ ಪರಿಹಾರಧನ ಸ್ವೀಕರಿಸಬಹುದು. ಇದು ಯುದ್ಧ ಮುಗಿಯುವ ತನಕ.¹ ಇದು ನೀವು ಮಾಡಬೇಕಾದ



بِسْمِ اللَّهِ الرَّحْمَنِ الرَّحِيمِ ٥

الَّذِينَ كَفَرُوا وَصَدُّوا عَنْ سَبِيلِ
اللَّهِ أَضَلَّ أَعْمَاهُمْ ٥

وَالَّذِينَ آمَنُوا وَعَمِلُوا الصَّالِحَاتِ
وَأَمَنُوا بِمَا نُزِّلَ عَلَى مُحَمَّدٍ وَهُوَ
الْحَقُّ مِنْ رَبِّهِمْ لَكَفَّرَ عَنْهُمْ
سَيِّئَاتِهِمْ وَأَصْلَحَ بَالَهُمْ ٥

ذَلِكَ بِأَنَّ الَّذِينَ كَفَرُوا اتَّبَعُوا
الْبَاطِلَ وَأَنَّ الَّذِينَ آمَنُوا اتَّبَعُوا
الْحَقَّ مِنْ رَبِّهِمْ ط كَذَلِكَ يَضْرِبُ
اللَّهُ لِلنَّاسِ أَمْثَالَهُمْ ٥

فَإِذَا لَقِيْتُمْ الَّذِينَ كَفَرُوا فَضَرْبُ
الرِّقَابِ ط حَتَّىٰ إِذَا أَتَخْتَنُمُوهُمْ فَشُدُّوا
الْوَتَاكُ ط فَمَا مِمَّا بَعْدُ وَإِنَّمَا فِدَاءُ
حَتَّىٰ تَضَعَ الْحَرْبُ أَوْرَاقَهَا ط ذَلِكَ ٥

1. ಈ ಸೂಕ್ತದ ಪದಗಳು ಮತ್ತು ಅವತೀರ್ಣದ ಹಿನ್ನೆಲೆಯನ್ನು ಗಮನಿಸಿದರೆ ಇದು ಯುದ್ಧದ ಆದೇಶ ಬಂದ ನಂತರ ಮತ್ತು ಯುದ್ಧ ಆರಂಭಗೊಳ್ಳುವುದಕ್ಕೆ ಮೊದಲು ಅವತೀರ್ಣಗೊಂಡಿತ್ತು ಎಂದು ಸ್ಪಷ್ಟವಾಗಿ ತಿಳಿದು ಬರುತ್ತದೆ. "ಸತ್ಯನಿಷೇಧಿಗಳನ್ನು ಯುದ್ಧದಲ್ಲಿ ನೀವು ಎದುರಿಸಿದಾಗ" ಎಂಬ ಪದಗಳು ಇನ್ನೂ ಯುದ್ಧ ಸಂಭವಿಸಿಲ್ಲ ಎಂಬುದಕ್ಕೆ ಆಧಾರ ಒದಗಿಸುತ್ತದೆ. ಅದಕ್ಕೆ ಮೊದಲೇ, ಯುದ್ಧ ಆರಂಭಗೊಂಡರೆ ಮುಸ್ಲಿಮರು ಮೊಟ್ಟಮೊದಲು ಶತ್ರುಗಳ ಹೋರಾಟದ ಶಕ್ತಿಯನ್ನು ಸಂಪೂರ್ಣವಾಗಿ ಉಡುಗಿಸಲು ಮೊದಲ ಗಮನ

<p>ಕಾರ್ಯ. ಅಲ್ಲಾಹನಿಚ್ಛಿಸುತ್ತಿದ್ದರೆ ಸ್ವತಃ ಅವನೇ ಅವರನ್ನು ನೋಡಿಕೊಳ್ಳುತ್ತಿದ್ದನು. ಆದರೆ, ನಿಮ್ಮನ್ನು ಪರಸ್ಪರರ ಮೂಲಕ ಪರೀಕ್ಷಿಸಲಿಕ್ಕಾಗಿ (ಅವನು ಈ ಕ್ರಮ ಕೈಗೊಂಡನು).² ಅಲ್ಲಾಹನು, ತನ್ನ ಮಾರ್ಗದಲ್ಲಿ ಹತರಾಗುವವರ ಕರ್ಮಗಳನ್ನು ಖಂಡಿತ ವ್ಯರ್ಥಗೊಳಿಸಲಾರನು.</p>	<p>وَكُوَيْشَاءُ اللَّهِ لَا تَنْصَرُ مِنْهُمْ وَلَكِنْ لِيَبْلُوَ بَعْضَكُمْ بِبَعْضٍ وَالَّذِينَ قُتِلُوا فِي سَبِيلِ اللَّهِ فَلَنْ يُضِلَّ أَعْمَالَهُمْ ①</p>
<p>5. ಅವನು ಅವರಿಗೆ ಮಾರ್ಗದರ್ಶನ ಮಾಡುವನು.³ ಅವರ ಸ್ಥಿತಿಯನ್ನು ಸುಧಾರಿಸುವನು ಮತ್ತು-</p>	<p>سَيَهْدِيهِمْ وَيُصْلِحُ بَالَهُمْ ②</p>
<p>6. ಅವನು ಅವರಿಗೆ ಪರಿಚಯಿಸಿರುವಂತಹ ಸ್ವರ್ಗದಲ್ಲಿ ಅವರನ್ನು ಪ್ರವೇಶ ಗೊಳಿಸುವನು.</p>	<p>وَيُدْخِلُهُمُ الْجَنَّةَ عَرَّفَهَا لَهُمْ ③</p>
<p>7. ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಿಗೆ ಸಹಾಯ ಮಾಡಿದರೆ, ಅವನು ನಿಮಗೆ ಸಹಾಯ ಮಾಡುವನು⁴ ಮತ್ತು ನಿಮ್ಮ ಪಾದಗಳನ್ನು ಸ್ಥಿರಗೊಳಿಸುವನು.</p>	<p>يَا أَيُّهَا الَّذِينَ آمَنُوا إِن تَنْصُرُوا اللَّهَ يَنْصُرْكُمْ وَيُخْرِجْ أَعْدَاءَكُمْ ④</p>
<p>8. ಇನ್ನು ಸತ್ಯನಿಷೇಧಿಗಳ ವಿಷಯ. ಅವರಿಗಂತೂ ವಿನಾಶ ಕಾದಿದೆ ಮತ್ತು ಅಲ್ಲಾಹನು ಅವರ ಕರ್ಮಗಳನ್ನು ಭ್ರಷ್ಟಗೊಳಿಸಿ ಬಿಟ್ಟಿರುವನು.</p>	<p>وَالَّذِينَ كَفَرُوا فَتَعْسًا لَهُمْ وَأَصْلًا ⑤ أَعْمَاءَهُمْ ⑥</p>
<p>9. ಏಕೆಂದರೆ ಅವರು ಅಲ್ಲಾಹನು ಅವತೀರ್ಣಗೊಳಿಸಿದುದನ್ನು ಇಷ್ಟಪಡಲಿಲ್ಲ. ಆದುದರಿಂದ ಅಲ್ಲಾಹನು ಅವರ ಕರ್ಮಗಳನ್ನು ವ್ಯರ್ಥಗೊಳಿಸಿಬಿಟ್ಟನು.</p>	<p>ذَلِكَ بِأَنَّهُمْ كَرِهُوا مَا أَنْزَلَ اللَّهُ فَأَحْبَطَ أَعْمَالَهُمْ ⑦</p>
<p>10. ಅವರಿಗಿಂತ ಮುಂಚೆ ಗತಿಸಿದವರ ಗತಿಯೇನಾಯಿತೆಂಬುದನ್ನು</p>	<p>أَفَلَمْ يَسِيرُوا فِي الْأَرْضِ فَيَنْظُرُوا كَيْفَ كَانَ عَاقِبَةُ الَّذِينَ مِنْ</p>
<p>ಹರಿಸಬೇಕು ಎಂಬ ನಿರ್ದೇಶವನ್ನು ಕೊಡಲಾಗುತ್ತಿದೆ. ಅನಂತರ ಬಂಧಿಸಲ್ಪಟ್ಟವರಿಗೆ ಸಂಬಂಧಿಸಿದಂತೆ ಅವರನ್ನು ಪರಿಹಾರ ಧನ ಪಡೆದು ಅಥವಾ ಕೈದಿಗಳ ವಿನಿಮಯದ ಮೂಲಕ ಬಿಟ್ಟು ಬಿಡುವ, ಅಥವಾ ಸೆರೆವಾಸದಲ್ಲಿಟ್ಟು ಅವರೊಂದಿಗೆ ಔದಾರ್ಯದ ಧೋರಣೆ ಕೈಗೊಳ್ಳುವ ಅಥವಾ ಔದಾರ್ಯ ತೋರಿ ಬಂಧಮುಕ್ತಗೊಳಿಸುವುದರ ವೈಕಿ ಯಾವುದನ್ನು ಬೇಕಾದರೂ ಅನುಸರಿಸಲು ಮುಸ್ಲಿಮರಿಗೆ ಹಕ್ಕಿದೆ.</p> <p>2. ಅರ್ಥಾತ್- ಮಿಥ್ಯವಾದಿಗಳನ್ನು ಸದೆಬಡಿಯುವುದಷ್ಟೇ ಅಲ್ಲಾಹನ ಉದ್ದೇಶವಾಗಿದ್ದರೆ ಈ ಕೆಲಸಕ್ಕಾಗಿ ಅವನಿಗೆ ನಿಮ್ಮ ಅವಶ್ಯಕತೆ ಇರಲಿಲ್ಲ. ಅವನ ಒಂದು ಭೂಕಂಪ ಅಥವಾ ಒಂದು ಚಿಂಡಮಾರುತ ಎವೆಯಿಕ್ಕುವುದರೊಳಗೆ ಈ ಕೆಲಸವನ್ನು ಮಾಡಿ ಮುಗಿಸುತ್ತಿತ್ತು. ಮಾನವರ ಪೈಕಿಯ ಸತ್ಯವಾದಿಗಳು ಮಿಥ್ಯವಾದಿಗಳೊಂದಿಗೆ ಸೇರಿಸಬೇಕು. ಅವರ ವಿರುದ್ಧ ಜಿಹಾದ್ ಮಾಡಬೇಕೆಂದು ಅಲ್ಲಾಹನು ಬಯಸಿದ್ದನು. ಏಕೆಂದರೆ ಈ ಪರೀಕ್ಷೆಯ ಮೂಲಕ ಎಲ್ಲರಲ್ಲಿರುವ ಗುಣವಿಶೇಷತೆಗಳು ಹೊರಬೀಳಬೇಕು. ಅನಂತರ ಎಲ್ಲರೂ ತಂತಮ್ಮ ವರ್ತನೆಯ ಮೂಲಕ ಯಾವ ಸ್ಥಾನಮಾನಕ್ಕೆ ಅರ್ಹರೋ ಅದನ್ನು ಪಡೆಯಬೇಕು.</p> <p>3. ಅರ್ಥಾತ್- ಸ್ವರ್ಗದಡೆಗೆ ಹೋಗಲು ಮಾರ್ಗದರ್ಶನ ಮಾಡುವನು.</p> <p>4. ಅಲ್ಲಾಹನಿಗೆ ನೆರವಾಗುವುದೆಂದರೆ ಅಲ್ಲಾಹನ ವಚನವನ್ನು ಉನ್ನತಗೊಳಿಸುವ ಮತ್ತು ಸತ್ಯದ ಉತ್ತಂಗದ ಕೆಲಸದಲ್ಲಿ ಭಾಗಿಯಾಗುವುದು.</p>	

<p>ಕಂಡುಕೊಳ್ಳಲು ಅವರು ಭೂಮಿಯಲ್ಲಿ ಸಂಚರಿಸಲಿಲ್ಲವೇ? ಅಲ್ಲಾಹನು ಅವರ ಸರ್ವಸ್ವವನ್ನೂ ಧ್ವಂಸ ಗೊಳಿಸಿದನು. ಈ ಸತ್ಯನಿಷೇಧಿಗಳಿಗೆ ಇಂತಹದೇ ಗತಿ ವಿಧಿಸಲ್ಪಟ್ಟಿದೆ.⁵</p>	<p>قَبْلِهِمْ دَمَّرَ اللَّهُ عَلَيْهِمْ وَلِلْكَافِرِينَ أَمْثَلُهَا ①</p>
<p>11. ಇದೇಕೆಂದರೆ ಸತ್ಯವಿಶ್ವಾಸಿಗಳ ಸಹಾಯಕನು ಅಲ್ಲಾಹನಾಗಿದ್ದಾನೆ ಮತ್ತು ಸತ್ಯನಿಷೇಧಿಗಳಿಗೆ ಯಾರೂ ಸಹಾಯಕರಿಲ್ಲ.</p>	<p>ذَلِكَ بِأَنَّ اللَّهَ مَوْلَى الَّذِينَ آمَنُوا وَأَنَّ الْكَافِرِينَ لَا مَوْلَى لَهُمْ ②</p>
<p>12. ಸತ್ಯವಿಶ್ವಾಸವನ್ನು ಸ್ವೀಕರಿಸಿ ಸತ್ಯರ್ಮವೆಸಗುವವರನ್ನು ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುವಂತಹ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಗೊಳಿಸುವನು. ಸತ್ಯನಿಷೇಧಿಗಳು ಕೆಲವೇ ದಿನಗಳ ಲೌಕಿಕ ಜೀವನದ ಸುಖವನ್ನು ಭೋಗಿಸುತ್ತಿದ್ದಾರೆ, ಪ್ರಾಣಿಗಳುಂಡಂತೆ ಉಣ್ಣುತ್ತಾರೆ, ನರಕವೇ ಅವರ ಅಂತಿಮ ನೆಲೆಯಾಗಿದೆ.</p>	<p>إِنَّ اللَّهَ يُدْخِلُ الَّذِينَ آمَنُوا وَ عَمِلُوا الصَّالِحَاتِ جَنَّاتٍ تَجْرِي مِنْ تَحْتِهَا الْأَنْهَارُ وَالَّذِينَ كَفَرُوا يَتَسَوَّوْنَ فِيهَا كَمَا تَأْكُلُ الْأَنْعَامُ وَالنَّارُ مَثْوًى لَهُمْ ③</p>
<p>13. ಸಂದೇಶವಾಹಕರೇ, ನಿಮ್ಮನ್ನು ಹೊರಹಾಕಿದ ನಾಡಿಗಿಂತ ಬಹಳಷ್ಟು ಬಲಿಷ್ಠವಾಗಿದ್ದ ಅದೆಷ್ಟೋ ನಾಡುಗಳು ಈ ಹಿಂದೆ ಗತಿಸಿವೆ.⁶ ನಾವು ಅವರನ್ನು ನಾಶಗೊಳಿಸಿಬಿಟ್ಟೆವು. ಅವರನ್ನು ರಕ್ಷಿಸುವವರಾರೂ ಇರಲಿಲ್ಲ.</p>	<p>وَكَايِنُ مَنْ قَرِيْبَةٍ أَشَدُّ قُوَّةً مِّنْ قَرِيْبَتِكَ الَّتِي أَخْرَجْنَاكَ أَهْلَكْنَاهُمْ فَلَا نَاصِرَ لَهُمْ ④</p>
<p>14. ತನ್ನ ಪ್ರಭುವಿನ ಕಡೆಯಿಂದ ಒಂದು ಸುಸ್ಪಷ್ಟ ಸನ್ಮಾರ್ಗದಲ್ಲಿರುವವನು -ಯಾರ ಪಾಲಿಗೆ ಅವರ ದುಷ್ಟತ್ಯಗಳು ಸುಂದರ ಗೊಳಿಸಲ್ಪಟ್ಟಿವೆಯೋ ಮತ್ತು ಯಾರು ತಮ್ಮ ಸ್ನೇಹಿಗಳ ಅನುಯಾಯಿಗಳಾಗಿ ಬಿಟ್ಟಿರುವರೋ- ಅವರಂತೆ ಆಗಬಲ್ಲನೇ?</p>	<p>أَفَسَنْ كَانَ عَلَىٰ بَيِّنَةٍ مِّن رَّبِّهِ كَمَنْ رُمِيَ لَيْلًا سَوْءَ عَمَلِهِ وَاتَّبَعُوا أَهْوَاءَهُمْ ⑤</p>
<p>15. ಧರ್ಮನಿಷ್ಠರಿಗೆ ವಾಗ್ದಾನ ಮಾಡಲಾಗಿರುವ ಆ ಸ್ವರ್ಗದ ವಿಶೇಷತೆಯೇನೆಂದರೆ ಅದರಲ್ಲಿ ತಿಳಿನೀರಿನ ಕಾಲುವೆಗಳು ಹರಿಯುತ್ತಿರುವುವು, ಸ್ವಲ್ಪವೂ ರುಚಿ ಬದಲಾಗಿರದಂತಹ ಹಾಲಿನ ಕಾಲುವೆಗಳು ಹರಿಯುತ್ತಿರುವುವು. ಕುಡಿಯುವವರಿಗೆ ಅತ್ಯಂತ ರುಚಿಕರವಾಗಿರುವ ಮದಿರೆಯ ಕಾಲುವೆಗಳು ಹರಿಯುತ್ತಿರುವುವು, ಅತ್ಯಂತ ತಿಳಿಯಾದ ಚೇನಿನ ಕಾಲುವೆಗಳು ಹರಿಯುತ್ತಿರುವುವು.⁷</p>	<p>مَثَلُ الْجَنَّةِ الَّتِي وُعدَ الْمُتَّقُونَ فِيهَا أَنْهَارٌ مِنْ مَّاءٍ غَيْرِ آسِنٍ وَأَنْهَارٌ مِّن لَّبَنٍ لَّمْ يَتَغَيَّرْ طَعْمُهُ وَأَنْهَارٌ مِّنْ خَمْرٍ لَّذَّةٍ لِلشَّرْبِ بَيْنَ هَـ وَأَنْهَارٌ مِّنْ عَسَلٍ مُّصَفًّى وَ لَهُمْ</p>
<p>5. ಇದಕ್ಕೆ ಎರಡು ಅರ್ಥಗಳಿವೆ. ಒಂದನೆಯದಾಗಿ, ಆ ಸತ್ಯನಿಷೇಧಿಗಳು ಯಾವ ರೀತಿಯ ವಿನಾಶಕ್ಕೆ ಈಡಾದರೋ ಅಂತಹದೇ ವಿನಾಶಕ್ಕೆ ಮುಹಮ್ಮದ್(ಸ) ಸಂದೇಶವನ್ನು ಒಪ್ಪದ ಸತ್ಯನಿಷೇಧಿಗಳೂ ಈಡಾಗಲಿದ್ದಾರೆ. ಎರಡನೆಯದಾಗಿ ಲೌಕಿಕ ಜೀವನದ ಯಾತನೆಗಷ್ಟೇ ಅವರ ವಿನಾಶ ಸೀಮಿತವಾಗಿರಲಾರದು, ಬದಲಾಗಿ ಪರಲೋಕದಲ್ಲೂ ಅವರು ಅದೇ ಗತಿಯನ್ನು ಕಾಣುವರು.</p> <p>6. ಅರ್ಥಾತ್- ಕುರೈಶರು ವಲಸೆ ಹೋಗುವಂತೆ ಪ್ರವಾದಿವರ್ಯರನ್ನು(ಸ) ನಿರ್ಬಂಧಿಸಿದ ಮಕ್ಕಾ ನಗರ.</p> <p>7. ಪ್ರವಾದಿ ವಚನಗಳಲ್ಲಿ ಬಂದಿರುವ ವಿವರಣೆಯ ಪ್ರಕಾರ ಆ ಹಾಲು, ಜಾನುವಾರುಗಳ ಕೆಚ್ಚಲಿನಿಂದ ಹೊರಟ ಹಾಲಾಗಿರಲಾರದು. ಆ ಮದಿರೆಯು ಹಣ್ಣುಗಳನ್ನು ಕೊಳೆಯಿಸಿ ಭಟ್ಟಿಯಿಳಿಸಿದ ಮದಿರೆಯಾಗಿರಲಾರದು, ಹಾಗೆಯೇ ಆ ಚೇನು, ಚೇನ್ನೋಣದ ಹೊಟ್ಟೆಯಿಂದ ಹೊರಟ ಚೇನಾಗಿರಲಾರದು. ಬದಲಾಗಿ ಇದೆಲ್ಲವೂ ನೈಸರ್ಗಿಕ ಚಿಲುಮೆಗಳಿಂದ ಹೊರಹೊಮ್ಮುವುವು.</p>	

ಅದರಲ್ಲಿ ಅವರಿಗಾಗಿ ಎಲ್ಲ ಬಗೆಯ ಫಲಗಳಿರುವವು ಮತ್ತು ಅವರ ಪ್ರಭುವಿನ ಕಡೆಯಿಂದ ಕ್ಷಮೆ ಇರುವುದು. (ಇಂತಹ ಸ್ವರ್ಗ ಯಾರ ಪಾಲಿಗೆ ಬರಲಿದೆಯೋ ಅವನು) ಸದಾಕಾಲ ನರಕ ದಲ್ಲೇ ವಾಸಿಸಲಿರುವ ಮತ್ತು ಕರುಳುಗಳನ್ನು ಕತ್ತರಿಸಿ ಬಿಡುವಂತಹ ಕುದಿಯುವ ನೀರನ್ನು ಕುಡಿಸಲ್ಪಡಲಿರುವ ಜನರಿಗೆ ಸಮಾನ ನಾಗಬಲ್ಲನೇ?

فِيهَا مِنْ كُلِّ الثَّمَرَاتِ وَمَغْفِرَةٌ
مِّن رَّبِّهِمْ ط كَمَنْ هُوَ خَالِدٌ فِي
النَّارِ وَسُقُوا مَاءً حَمِيمًا فَقَطَّعَ
أَمْعَاءَهُمْ ۝

16. ಇವರಲ್ಲಿ ಕೆಲವರು ನಿಮ್ಮ ಮಾತುಗಳನ್ನು ಕಿವಿಗೊಟ್ಟು ಕೇಳುತ್ತಾರೆ. ಆ ಬಳಿಕ ನಿಮ್ಮಲ್ಲಿಂದ ಹೊರಟು ಹೋದಾಗ, ಜ್ಞಾನದ ಅನುಗ್ರಹ ನೀಡಲ್ಪಟ್ಟವರೊಡನೆ, "ಈಗ ತಾನೇ ಇವರು ಹೇಳಿದ್ದೇನು?" ಎಂದು ಕೇಳುತ್ತಾರೆ.⁸ ಅಲ್ಲಾಹನು ಮುದ್ರೆಯೊತ್ತಿರುವುದು ಇವರದೇ ಹೃದಯಗಳಿಗೆ ಮತ್ತು ಇವರು ತಮ್ಮ ಸ್ವೇಚ್ಛೆಗಳ ಅನುಯಾಯಿಗಳಾಗಿ ಬಿಟ್ಟಿರುವರು.

وَمِنْهُمْ مَّن يَسْتَمِعُ إِلَيْكَ حَتَّى
إِذَا خَرَجُوا مِنْ عِنْدِكَ قَالُوا لِلَّذِينَ
أُوْتُوا الْعِلْمَ مَاذَا قَالَ أَنفَا۟ءُ أُولَٰئِكَ
الَّذِينَ طَبَعَ اللَّهُ عَلَىٰ قُلُوبِهِمْ
وَاتَّبَعُوا أَهْوَاءَهُمْ ۝

17. ಸನ್ಮಾರ್ಗ ಹೊಂದಿದವರಿಗೆ ಅಲ್ಲಾಹನು ಇನ್ನಷ್ಟು ಹೆಚ್ಚು ಮಾರ್ಗದರ್ಶನ ನೀಡುತ್ತಾನೆ ಮತ್ತು ಅವರಿಗೆ ಅವರ ಪಾಲಿನ 'ಧರ್ಮನಿಷ್ಠೆ'ಯನ್ನು ದಯಪಾಲಿಸುತ್ತಾನೆ.

وَالَّذِينَ اهْتَدَوْا زَادَهُمْ هُدًى
وَآتَاهُمْ تَقْوَاهُمْ ۝

18. ಈಗ ಇವರೇನು, ಲೋಕಾಂತವು ಹಠಾತ್ತನೆ ತಮ್ಮ ಮೇಲೆ ಬಂದೆರಗುವುದನ್ನು ಕಾಯುತ್ತಿರುವರೇ? ಅದರ ಕುರುಹುಗಳಂತು ಬಂದು ಬಿಟ್ಟಿವೆ. ಇನ್ನು ಅವರೇ ಬಂದು ಬಿಟ್ಟಾಗ, ಇವರಿಗೆ ಉಪದೇಶ ಸ್ವೀಕರಿಸಲು ಯಾವ ಅವಕಾಶ ತಾನೇ ಉಳಿದಿರುವುದು?

فَهُلْ يَنْظُرُونَ إِلَّا السَّاعَةَ أَنْ تَأْتِيَهُمْ
بَغْتَةً ۚ فَفَدُجَاءَ أَشْرَاطُهَا ۚ فَأَنَّىٰ لَهُمْ
إِذَا جَاءَتْهُمْ ذِكْرُهُمْ ۝

19. ಆದುದರಿಂದ ಸಂದೇಶವಾಹಕರೇ, ಅಲ್ಲಾಹನ ಹೊರತು ಇತರ ಆರಾಧ್ಯರಾರೂ ಇಲ್ಲವೆಂಬುದನ್ನು ಚೆನ್ನಾಗಿ ತಿಳಿದುಕೊಳ್ಳಿರಿ ಮತ್ತು ಕ್ಷಮೆ ಯಾಚಿಸಿರಿ. ನಿಮ್ಮ ತಪ್ಪಿಗಾಗಿಯೂ ಸತ್ಯವಿಶ್ವಾಸಿ ಸ್ತ್ರೀ-ಪುರುಷರಿಗಾಗಿಯೂ.⁹ ಅಲ್ಲಾಹನು ನಿಮ್ಮ ಚಟುವಟಿಕೆಗಳನ್ನು ಬಲ್ಲನು ಮತ್ತು ನಿಮ್ಮ ಅಂತಿಮ ನೆಲೆಯನ್ನೂ ಬಲ್ಲನು.

فَاعْلَمُوا أَنَّهُ لَا إِلَهَ إِلَّا اللَّهُ وَاسْتَغْفِرُوا
لِدُنْيَاكُمْ وَاللَّيْمُونِيْنَ وَالْمُؤْمِنَاتِ ط
وَاللَّهُ يَعْلَمُ مُتَقَلَّبَكُمْ وَمَثْوَاكُمْ ۝

8. ಇದು ಪ್ರವಾದಿವರ್ಯರ(ಸ) ಸಭೆಗಳಿಗೆ ಬಂದು ಕೂರುತ್ತಿದ್ದ ಸತ್ಯನಿಷ್ಠೆಧಿಗಳು, ಕಪಟವಿಶ್ವಾಸಿಗಳು ಮತ್ತು ಗ್ರಂಥದವರ ಪ್ರಸ್ತಾಪವಾಗಿದೆ. ಅವರು ಪ್ರವಾದಿವರ್ಯರ(ಸ) ಮಾತುಗಳು ಮತ್ತು ಕುರ್ಆನಿನ ಸೂಕ್ತಗಳನ್ನು ಕೇಳುತ್ತಿದ್ದರು. ಆದರೆ ಅವರ ಮನಸ್ಸು ಪ್ರವಾದಿವರ್ಯರ(ಸ) ಬಾಯಿಯಿಂದ ಹೊರಡುತ್ತಿದ್ದ ವಿಷಯಗಳಿಂದ ದೂರವಿರುತ್ತಿತ್ತು. ಆದ್ದರಿಂದ ಅವರ ಪರಿಸ್ಥಿತಿ ಎಲ್ಲವನ್ನೂ ಕೇಳಿಯೂ ಏನೂ ಕೇಳದವರಂತಾಗಿರುತ್ತಿತ್ತು. ಸಭೆಯಿಂದ ಹೊರಬಂದ ಬಳಿಕ ಅವರು ಮುಸ್ಲಿಮರೊಡನೆ "ಈಗ ತಾನೇ ಅವರು ಹೇಳುತ್ತಿದ್ದುದೇನು?" ಎಂದು ಕೇಳುತ್ತಿದ್ದರು.

9. ದಾಸ ತನ್ನ ಪ್ರಭುವಿನ ದಾಸ್ಯ ಕೈಗೊಳ್ಳಲು ಮತ್ತು ಧರ್ಮಕ್ಕಾಗಿ ಜೀವದ ಹಂಗು ತೊರೆದು ಹೋರಾಡಲು ತನ್ನ ಮಟ್ಟಿಗೆ ಎಷ್ಟೇ ಪ್ರಯತ್ನ ಮಾಡಿದ್ದರೂ ನನ್ನ ಪಾಲಿನ ಕೆಲಸ ಮುಗಿಯಿತು ಎಂಬ ಭಾವನೆಯಲ್ಲಿರಬಾರದು. ನನಗೆ ನನ್ನ ಪ್ರಭುವಿನ ಮೇಲಿದ್ದ ಕರ್ತವ್ಯವನ್ನು ಈಡೇರಿಸಲು ಸಾಧ್ಯವಾಗಲಿಲ್ಲ ಎಂದೇ ಅವನು ಸದಾ ಭಾವಿಸುತ್ತಿರಬೇಕು. ಇದು ಇಸ್ಲಾಮ್ ಕಲಿಸಿರುವ ಶಿಷ್ಟಾಚಾರಗಳಲ್ಲೊಂದು. ಅವನು ಸದಾ ತನ್ನ ತಪ್ಪನ್ನು ಒಪ್ಪಿಕೊಂಡು, "ನಿನ್ನ ಸನ್ನಿಧಿಯಲ್ಲಿ ನನ್ನಿಂದ ಆಗಿರುವ ದೌರ್ಬಲ್ಯಗಳನ್ನು ಕ್ಷಮಿಸು" ಎಂದು

20. ಸತ್ಯವಿಶ್ವಾಸಿಗಳು,¹⁰ (ಯುದ್ಧದ ಆಜ್ಞೆ ಕೊಡುವಂತಹ) ಒಂದು ಅಧ್ಯಾಯ ಅವತೀರ್ಣ ಗೊಳಿಸಲ್ಪಡುವುದಿಲ್ಲವೇಕೆ? ಎಂದು ಕೇಳುತ್ತಿದ್ದರು. ಆದರೆ ಯುದ್ಧದ ಪ್ರಸ್ತಾಪವಿದ್ದ ಸುದೃಢ ಅಧ್ಯಾಯವೊಂದನ್ನು ಅವತೀರ್ಣಗೊಳಿಸಲಾದಾಗ, ಹೃದಯದೊಳಗೆ ರೋಗವಿದ್ದವರು, ಮತ್ತು ಅವರಿಸಿದವರು ನೋಡುವಂತೆ ನಿಮ್ಮ ಕಡೆ ನೋಡುತ್ತಾರೆ. ಅಯ್ಯೋ ಅವರ ಪಾಡೇ!

وَيَقُولُ الَّذِينَ آمَنُوا لَوْلَا نُزِّلَتْ سُورَةٌ فَإِذَا أُنزِلَتْ سُورَةٌ مُحْكَمَةٌ وَذُكِرَ فِيهَا الْقِتَالُ سَأَيَّتَ الَّذِينَ فِي قُلُوبِهِمْ مَرَضٌ يُنظَرُونَ إِلَيْكَ نَظَرَ الْمَغْشَىٰ عَلَيْهِ مِنَ الْمَوْتِ ۗ فَأُولَٰئِكَ لَهُمْ ۞

21. (ಅವರ ಬಾಯಲ್ಲಿರುವುದು) ಅನುಸರಣೆಯ ಕರಾರು ಹಾಗೂ ಹಿತಮಾತು. ಆದರೆ ಖಚಿತ ಆದೇಶವು ನೀಡಲ್ಪಟ್ಟಾಗ ಅವರು ಅಲ್ಲಾಹನೊಂದಿಗೆ ಮಾಡಿಕೊಂಡ ಕರಾರಿನಲ್ಲಿ ಸತ್ಯವಂತರಾಗಿರುತ್ತಿದ್ದರೆ ಅದು ಅವರಿಗೇ ಹಿತಕರವಾಗಿರುತ್ತಿತ್ತು.

طَاعَةٌ ۖ وَقَوْلٌ مَّعْرُوفٌ ۚ فَإِذَا عَزَمَ الْأَمْرُ فَلَوْ صَدَقُوا اللَّهَ لَكَانَ خَيْرًا لَّهُمْ ۞

22. ನೀವು ವಿಮುಖರಾಗಿ ಬಿಟ್ಟರೆ ಭೂಮಿಯಲ್ಲಿ ಪುನಃ ಕ್ಷೋಭೆಯನ್ನುಂಟು ಮಾಡುವ ಹಾಗೂ ಪರಸ್ಪರ ಕತ್ತು ಕೊಯ್ಯುವ ಹೊರತು ನಿಮ್ಮಿಂದ ಬೇರೇನನ್ನಾದರೂ ನಿರೀಕ್ಷಿಸಬಹುದೇ?¹¹

فَهَلْ عَسَيْتُمْ إِنْ تَوَلَّيْتُمْ أَنْ تُفْسِدُوا فِي الْأَرْضِ وَتَقَطَّعُوا أَرْحَامَكُمْ ۗ

23. ಅಲ್ಲಾಹನು ಶಪಿಸಿರುವುದು ಹಾಗೂ ಕಿವುಡರಾಗಿಯೂ ಕುರುಡರಾಗಿಯೂ ಮಾಡಿ ಬಿಟ್ಟಿರುವುದು ಇವರನ್ನೇ.

أُولَٰئِكَ الَّذِينَ لَعَنَهُمُ اللَّهُ فَأَصَمَّهُمْ وَأَعَمَّىٰ أَبْصَارَهُمْ ۗ

24. ಅವರು ಕುರ್ಆನಿನ ಬಗ್ಗೆ ಚಿಂತನೆ ನಡೆಸಲಿಲ್ಲವೇ? ಅಥವಾ ಅವರ ಹೃದಯಗಳಿಗೆ ಬಿಗಮುದ್ರೆ ಬಿದ್ದಿದೆಯೇ?

أَفَلَا يَتَذَكَّرُونَ الْفُرَاتِ أَمْ عَلَىٰ قُلُوبٍ أَقْفَالُهَا ۞

25. ವಾಸ್ತವದಲ್ಲಿ ಸನ್ಮಾರ್ಗವು ಸ್ಪಷ್ಟಗೊಂಡ ಬಳಿಕ ಅದರಿಂದ ವಿಮುಖರಾಗಿ ಬಿಟ್ಟವರಿಗೆ ಶೈತಾನನು ಈ ಧೋರಣೆಯನ್ನು ಸುಲಭಗೊಳಿಸಿರುವನು ಮತ್ತು ಅವರಿಗಾಗಿ ಹುಸಿ ನಿರೀಕ್ಷೆಗಳ ಸರಣಿಯನ್ನು ದೀರ್ಘಗೊಳಿಸಿರುವನು.

إِنَّ الَّذِينَ ارْتَدُّوا عَلَىٰ أَدْبَارِهِمْ مِن بَعْدِ مَا تَبَيَّنَ لَهُمُ الْهُدَىٰ ۗ الشَّيْطَانُ سَوَّلَ لَهُمْ وَأَمْلَىٰ لَهُمْ ۞

ಪ್ರಾರ್ಥಿಸುತ್ತಿರಬೇಕು. "ಪ್ರವಾದಿಗಳೇ! ನಿಮ್ಮ ತಪ್ಪಿಗಾಗಿ ಕ್ಷಮೆ ಯಾಚಿಸಿರಿ" ಎಂಬ ಅಲ್ಲಾಹನ ವಾಣಿಯ ನಿಜವಾದ ಸ್ಫೂರ್ತಿಯೂ ಇದೇ ಆಗಿದೆ.

10. ನೈಜ ಮುಸ್ಲಿಮರು ಯುದ್ಧದ ಆಜ್ಞೆಯನ್ನು ಕಾತರದಿಂದ ಕಾಯುತ್ತಿದ್ದರು. ಆದರೆ ಕಪಟ ವಿಶ್ವಾಸದೊಂದಿಗೆ ಮುಸ್ಲಿಮರ ಗುಂಪಿನಲ್ಲಿ ಸೇರಿಕೊಂಡಿದ್ದ ಜನರಿಗೆ ಯುದ್ಧದ ಆಜ್ಞೆ ಬರುತ್ತಲೇ ಪ್ರಾಣವೇ ಹಾರಿ ಹೋದಂತಾಯಿತು.

11. ಈ ಮಾತಿನ ಅರ್ಥವೇನೆಂದರೆ - ಪ್ರವಾದಿವರ್ಯರು(ಸ) ಮತ್ತು ಸತ್ಯವಿಶ್ವಾಸಿಗಳು ಯಾವ ಉಜ್ವಲ ಸುಧಾರಣಾತ್ಮಕ ಕೆಲಸಕ್ಕಾಗಿ ಮತ್ತು ಇಸ್ಲಾಮಿನ ಪ್ರತಿರೋಧಕ್ಕಾಗಿ ತನು-ಮನ-ಧನದಿಂದ ಪ್ರಯತ್ನಿಸುತ್ತಿದ್ದರೋ ಅದರ ಬಗ್ಗೆ ನೀವು ಮೈಗಳ್ಳತನ ಪ್ರದರ್ಶಿಸಿದರೆ ಅದರ ಪರಿಣಾಮವಾಗಿ ನೀವು ಅದೇ ಅಜ್ಞಾನದಿಂದ ಕೂಡಿದ ವ್ಯವಸ್ಥೆಯೆಡೆಗೆ ಮರಳಬೇಕಾಗುತ್ತದೆ. ಅದರಲ್ಲಿ ನೀವು ಶತಮಾನಗಳಿಂದ ಪರಸ್ಪರ ಕತ್ತು ಕೊಯ್ಯುತ್ತಾ ಬಿದ್ದುಕೊಂಡಿದ್ದಿರಿ. ಸ್ವಂತ ಮಕ್ಕಳನ್ನೇ ಜೀವಂತ ಹೂಳುತ್ತಿದ್ದಿರಿ. ದೇವನ ಭೂಮಿಯಲ್ಲಿ ಅಕ್ರಮ ಮತ್ತು ಕ್ಷೋಭೆಯನ್ನು ಹರಡುತ್ತಿದ್ದಿರಿ.

26. ಆದುದರಿಂದಲೇ ಅವರು ಅಲ್ಲಾಹನು ಅವತೀರ್ಣಗೊಳಿಸಿದ ಧರ್ಮವನ್ನು ಮೆಚ್ಚಿದವರೊಡನೆ, "ಕೆಲವು ವಿಷಯಗಳಲ್ಲಿ ನಾವು ನಿಮ್ಮನ್ನು ಅನುಸರಿಸುವೆವು" ಎಂದು ಹೇಳಿಬಿಟ್ಟರು.¹² ಅವರ ಈ ರಹಸ್ಯ ಮಾತುಗಳನ್ನು ಅಲ್ಲಾಹನು ಚೆನ್ನಾಗಿ ಬಲ್ಲನು.

ذٰلِكَ بِاٰتِهِمْ قَالُوۡا لِّلَّذِيۡنَ كَرِهُوۡا
مَا نَزَّلَ اللّٰهُ سَنۡطِيعُكُمۡ فِيۡ بَعْضِ
الۡاٰمِرِۭةِ وَاللّٰهُ يَعۡلَمُ اَسۡرَارَهُمۡ ﴿٢٦﴾

27. ದೇವಚರರು ಇವರ ಆತ್ಮಗಳನ್ನು ವಶಪಡಿಸಿಕೊಳ್ಳುವಾಗ ಮತ್ತು ಇವರ ಮುಖಗಳಿಗೂ ಬೆನ್ನುಗಳಿಗೂ ಹೊಡೆಯುತ್ತ ಇವರನ್ನು ಕೊಂಡೊಯ್ಯುವಾಗ ಇವರ ಅವಸ್ಥೆ ಏನಾದೀತು?

كَيْفَۙ اِذَا تَوَفَّيۡتُهُمۡ الْمَلَائِكَةُ يَضۡرِبُوۡنَ
وُجُوۡهَهُمۡ وَاَدۡبَارَهُمۡ ﴿٢٧﴾

28. ಇವರು ಅಲ್ಲಾಹನನ್ನು ಕೋಪಗೊಳಿಸುವಂತಹ ಮಾರ್ಗವನ್ನು ಅನುಸರಿಸಿದರು ಮತ್ತು ಅವನ ಮೆಚ್ಚುಗೆಯ ಮಾರ್ಗವನ್ನು ಅನುಸರಿಸಲು ಇಷ್ಟ ಪಡಲಿಲ್ಲವೆಂಬ ಕಾರಣದಿಂದಲೇ ಹೀಗಾಗುವುದು. ಆದುದರಿಂದಲೇ ಅವನು ಇವರ ಸಕಲ ಕರ್ಮಗಳನ್ನು ನಿರರ್ಥಕಗೊಳಿಸಿ ಬಿಟ್ಟನು.¹³

ذٰلِكَ بِاٰتِهِمۡ اتَّبَعُوۡا مَا اَسۡخَطَ اللّٰهُ وَ
كَرِهُوۡا رِضۡوَانَهُ فَاَحۡبَطَ اَعۡمَالَهُمۡ ﴿٢٨﴾

29. ಹೃದಯಗಳಲ್ಲಿ ರೋಗವುಳ್ಳವರು, ಅಲ್ಲಾಹನು ಅವರ ಹೃದಯಗಳ ಮಾಲಿನ್ಯವನ್ನು ವ್ಯಕ್ತಗೊಳಿಸಲಾರನೆಂದು ಭಾವಿಸಿಕೊಂಡಿರುವರೇ?

اَمۡ حَسِبَ الَّذِيۡنَ فِيۡ قُلُوۡبِهِمۡ مَّرۡضٌ
اَنۡ لَّنۡ يُّخۡرِجَ اللّٰهُ اَصۡغَالَهُمۡ ﴿٢٩﴾

30. ನಾವಿಚ್ಛಿಸಿದರೆ ಅವರನ್ನು ನಿಮಗೆ ಕಣ್ಣಾರೆ ತೋರಿಸುವೆವು. ಆಗ ನೀವು ಅವರನ್ನು ಅವರ ಮುಖಭಾವಗಳಿಂದಲೇ ಗುರುತಿಸಬಲ್ಲೀರಿ. ಅವರು ಮಾತನಾಡುವ ರೀತಿಯಿಂದಂತೂ ನೀವು ಅವರನ್ನು ಗುರುತಿಸಿಯೇ ತೀರುವಿರಿ. ಅಲ್ಲಾಹನು ನಿಮ್ಮೆಲ್ಲರ ಕರ್ಮಗಳನ್ನು ಚೆನ್ನಾಗಿ ಬಲ್ಲನು.

وَلَوۡ نَشِآءُ اَرۡاٰرۡيۡنٰكُمۡ فَلَعَرَفۡتُمۡهُمۡ
بِسِيۡمِهِمۡ ط وَتَعَرَفۡتُمۡهُمۡ فِيۡ بَحۡنِ
الۡقَوۡلِ ط وَاللّٰهُ يَعۡلَمُ اَعۡمَالَكُمۡ ﴿٣٠﴾

31. ನಿಮ್ಮಲ್ಲಿ ಧರ್ಮಯೋಧರೂ ಸ್ವೈಯವುಳ್ಳವರೂ ಯಾರೆಂದು ನೋಡಲಿಕ್ಕಾಗಿ ಹಾಗೂ ನಿಮ್ಮ ಸ್ಥಿತಿಯನ್ನು ಅಳೆಯಲಿಕ್ಕಾಗಿ ನಾವು ಖಂಡಿತವಾಗಿಯೂ ನಿಮ್ಮನ್ನು ಪರೀಕ್ಷೆಗೆ ಒಳಪಡಿಸುವೆವು.

وَلَنَبۡلُوۡنٰكُمۡ حَتّٰى نَعۡلَمَ الْمُجۡهِدِيۡنَ
مِنۡكُمۡ وَالصّٰبِرِيۡنَ ۗ وَنَبۡلُوۡا اَخۡبَارَكُمۡ ﴿٣١﴾

12. ಅರ್ಥಾತ್- ವಿಶ್ವಾಸವನ್ನು ಪ್ರಕಟಿಸಿ ಮುಸ್ಲಿಮರ ಕೂಟದೊಂದಿಗೆ ಸೇರಿದ ನಂತರವೂ ಅವರು ಒಳಗೊಳಗೇ ಇಸ್ಲಾಮಿನ ಶತ್ರುಗಳೊಂದಿಗೆ ಸೇರಿ ಸಂಚುಗಳನ್ನು ಹೂಡುತ್ತಿದ್ದರು. ಕೆಲವು ವಿಷಯಗಳಲ್ಲಿ ನಾವು ನಿಮ್ಮ ಜತೆಗಿದ್ದೇವೆ ಎಂದು ಅವರೊಡನೆ ವಾಗ್ವಾದ ಮಾಡುತ್ತಿದ್ದರು.

13. ಕರ್ಮಗಳು ಎಂದರೆ ಮುಸ್ಲಿಮರಾಗಿ ಅವರು ನಿರ್ವಹಿಸುತ್ತಿದ್ದ ಕರ್ಮಗಳು. ಅವರ ನಮಾಝ್, ಉಪವಾಸ ವ್ರತ, ಅವರ ಝಕಾತ್ ಮತ್ತು ಮೇಲ್ನೋಟಕ್ಕೆ ಸತ್ಕರ್ಮಗಳೆಂದು ಪರಿಗಣಿಸಲ್ಪಡುವ ಎಲ್ಲಾ ಆರಾಧನೆ ಮತ್ತು ಒಳಿತುಗಳು ನಷ್ಟವಾದವು. ಏಕೆಂದರೆ ಮುಸ್ಲಿಮರಾಗಿಯೂ ಅಲ್ಲಾಹ್, ಅವನ ಧರ್ಮ ಮತ್ತು ಮುಸ್ಲಿಮ್ ಸಮಾಜದ ಜತೆಗೆ ಅವರು ಪ್ರಾಮಾಣಿಕತೆ ಮತ್ತು ನಿಷ್ಠೆಯ ಧೋರಣೆ ಅನುಸರಿಸಲಿಲ್ಲ. ಕೇವಲ ತಮ್ಮ ಲೌಕಿಕ ಹಿತಕ್ಕಾಗಿ ಧರ್ಮವಿರೋಧಿಗಳ ಜತೆಗೆ ಸೇರಿ ಸಂಚು ಹೂಡಿದರು. ಅಲ್ಲಾಹನ ಮಾರ್ಗದಲ್ಲಿ ಹೋರಾಡಬೇಕಾದ ಸಂದರ್ಭ ಬಂದಾಗ ತಮ್ಮನ್ನು ಅಪಾಯದಿಂದ ರಕ್ಷಿಸಿಕೊಳ್ಳುವ ಬಗ್ಗೆ ಚಿಂತಾಮಗ್ನರಾದರು.

32. ಸನ್ಮಾರ್ಗವು ಸ್ಪಷ್ಟವಾಗಿ ತಿಳಿದ ಬಳಿಕವೂ ಸತ್ಯವನ್ನು ನಿರಾಕರಿಸಿದವರು, ಅಲ್ಲಾಹನ ಮಾರ್ಗದಿಂದ ತಡೆದವರು ಮತ್ತು ಸಂದೇಶವಾಹಕರೊಡನೆ ಜಗಳವಾಡಿದವರು- ವಾಸ್ತವದಲ್ಲಿ ಅವರು ಅಲ್ಲಾಹನಿಗೆ ಯಾವ ಹಾನಿಯನ್ನೂ ಮಾಡಲಾರರು, ಅವರು ಮಾಡಿದ್ದೆಲ್ಲವನ್ನೂ ಅಲ್ಲಾಹನೇ ಅಳಿಸಿ ಬಿಡುವನು.

إِنَّ الَّذِينَ كَفَرُوا وَصَدَّوْا عَنْ سَبِيلِ
اللَّهِ وَشَآءُوا الرَّسُولَ مِنْ بَعْدِ مَا
تَبَيَّنَ لَهُمُ الْهُدَىٰ كُنْ يَظُنُّوْا
اللَّهُ شَيْكًا وَ سَيَحِطُّ أَعْمَالَهُمْ ۝

33. ಸತ್ಯವಿಶ್ವಾಸಿಗಳೇ, ಅಲ್ಲಾಹನನ್ನು ಅನುಸರಿಸಿರಿ. ಸಂದೇಶವಾಹಕರನ್ನೂ ಅನುಸರಿಸಿರಿ ಮತ್ತು ನಿಮ್ಮ ಕರ್ಮಗಳನ್ನು ನಿರರ್ಥಕಗೊಳಿಸಬೇಡಿರಿ.¹⁴

يَا أَيُّهَا الَّذِينَ آمَنُوا أَطِيعُوا اللَّهَ وَ
أَطِيعُوا الرَّسُولَ وَلَا تَبْطُلُوا أَعْمَالَكُمْ ۝

34. ಸತ್ಯನಿಷೇಧಿಗಳನ್ನೂ ದೇವಮಾರ್ಗದಿಂದ ತಡೆಯುವವರನ್ನೂ ಸಾಯುವ ವರೆಗೂ ಸತ್ಯನಿಷೇಧಿಗಳಾಗಿಯೇ ಇದ್ದವರನ್ನೂ ಅಲ್ಲಾಹನು ಖಂಡಿತ ಕ್ಷಮಿಸಲಾರನು.

إِنَّ الَّذِينَ كَفَرُوا وَصَدَّوْا عَنْ سَبِيلِ
اللَّهِ ثُمَّ مَا تَزَاوَاهُمْ كَيْفًا فَلَنْ
يَغْفِرَ اللَّهُ لَهُمْ ۝

35. ಆದುದರಿಂದ ನೀವು ಅಂಜುಬುರುಕರಾಗಬೇಡಿರಿ ಮತ್ತು ಸಂಧಾನಕ್ಕಾಗಿ ನಿವೇದಿಸಬೇಡಿರಿ.¹⁵ ನೀವೇ ವಿಜಯಿಗಳಾಗುವಿರಿ, ಅಲ್ಲಾಹನು ನಿಮ್ಮ ಜೊತೆಗಿದ್ದಾನೆ ಮತ್ತು ಅವನು ನಿಮ್ಮ ಕರ್ಮಗಳನ್ನು ಖಂಡಿತ ವ್ಯರ್ಥಗೊಳಿಸಲಾರನು.

فَلَا تَهِنُوا وَتَدْعُوا إِلَى السَّلَامِ ۝ وَ
أَنْتُمْ الْأَعْلَوْنَ ۝ وَاللَّهُ مَعَكُمْ وَكُنْ
يَتْرِكْكُمْ أَعْمَالَكُمْ ۝

36. ಈ ಲೋಕದ ಜೀವನವಂತು ಕೇವಲ ಆಟ ಮತ್ತು ವಿನೋದವಾಗಿದೆ. ನೀವು ವಿಶ್ವಾಸವಿರಿಸಿ ಧರ್ಮನಿಷ್ಠೆಯ ನೀತಿಯನ್ನು ಅನುಸರಿಸುತ್ತಿದ್ದರೆ ಅಲ್ಲಾಹನು ನಿಮಗೆ ನಿಮ್ಮ ಪ್ರತಿಫಲವನ್ನು ನೀಡುವನು ಮತ್ತು ಅವನು ನಿಮ್ಮಿಂದ ನಿಮ್ಮ ಸಂಪತ್ತನ್ನು ಕೇಳಲಾರನು.¹⁶

إِنَّمَا الْحَيَاةُ الدُّنْيَا لَعِبٌ وَ لَهْوٌ ۝ وَإِنْ
تُؤْمِنُوا وَتَتَّقُوا يُؤْتِكُمْ أَجْرَكُمْ
وَلَا يَسْئَلْكُمْ أَمْوَالَكُمْ ۝

37. ಒಂದು ವೇಳೆ ಅವನು ನಿಮ್ಮಿಂದ ನಿಮ್ಮ ಸಂಪತ್ತನ್ನು ಕೇಳಿದರೆ ಮತ್ತು ನಿಮ್ಮಿಂದ ಸರ್ವಸ್ವವನ್ನೂ ಅಪೇಕ್ಷಿಸಿದರೆ ನೀವು ಜಿಪುಣತೆ

إِنْ يَسْئَلْكُمْ هَا فَيُحْفِكُمْ تَبَحَّلُوا وَ

14. ಬೇರೆ ಮಾತುಗಳಲ್ಲಿ ಹೇಳುವುದಾದರೆ ಕರ್ಮಗಳು ಪರಿಣಾಮಕಾರಿ ಮತ್ತು ಫಲಪ್ರದವಾಗುವುದು ಅಲ್ಲಾಹ್ ಮತ್ತು ಅವನ ಪ್ರವಾದಿಯ ಅನುಸರಣೆಯನ್ನೇ ಆಧರಿಸಿದೆ. ಅನುಸರಣೆಯಿಂದ ವಿಮುಖವಾದ ಬಳಿಕ ಯಾವ ಕರ್ಮವೂ ಸತ್ಕರ್ಮವಾಗಿ ಉಳಿಯುವುದಿಲ್ಲ ಮತ್ತು ವ್ಯಕ್ತಿ ಯಾವುದೇ ರೀತಿಯ ಪ್ರತಿಫಲಕ್ಕೆ ಬಾಧ್ಯಸ್ಥನಾಗುವುದಿಲ್ಲ.

15. ಮದೀನಾದ ಸಣ್ಣ ಗ್ರಾಮದಲ್ಲಿ ಕೆಲವು ನೂರು ಮುಹಾಜಿರ್ ಮತ್ತು ಅನ್ನಾರ್‌ಗಳು ಮಾತ್ರ ಇಸ್ಲಾಮಿನ ಧ್ವಜವಾಹಕರಾಗಿದ್ದ ಕಾಲದಲ್ಲಿ ಈ ಮಾತು ಹೇಳಲಾಗಿದೆ ಎಂಬುದು ಗಮನಾರ್ಹ. ಕುರೈಶರ ಬಲಿಷ್ಠ ಶಕ್ತಿ ಮತ್ತು ಸಮಸ್ತ ಅರಬ್ ರಾಷ್ಟ್ರದ ಸತ್ಯನಿಷೇಧಿಗಳನ್ನು ಅವರು ಎದುರಿಸಬೇಕಾಗಿತ್ತು. ಆ ಸಂದರ್ಭದಲ್ಲಿ ಅಧೀರರಾಗಿ ಶತ್ರುಗಳೊಂದಿಗೆ ಸಂಧಾನದ ಬೇಡಿಕೆಯನ್ನು ಮುಂದಿರಿಸದಿರಿ, ಬದಲಾಗಿ ಪ್ರಾಣದ ಹಂಗು ತೊರೆದು ಹೋರಾಡಲು ಸಿದ್ಧರಾಗಿರಿ ಎಂದು ಅವರೊಡನೆ ಹೇಳಲಾಗುತ್ತಿದೆ.



16. ಅರ್ಥಾತ್- ಅವನು ನಿರಪೇಕ್ಷನು. ತನಗಾಗಿ ನಿಮ್ಮಿಂದ ಏನನ್ನಾದರೂ ಪಡೆಯುವ ಅವಶ್ಯಕತೆ, ಅವನಿಗಿಲ್ಲ. ತನ್ನ ಮಾರ್ಗದಲ್ಲಿ ಖರ್ಚು ಮಾಡಲು ಅವನು ನಿಮ್ಮಿಂದ ಬಯಸುತ್ತಿದ್ದರೆ ಅದರ ಉದ್ದೇಶ ನಿಮ್ಮ ಹಿತವೇ ಆಗಿದೆ.

ತೋರುವಿರಿ ಮತ್ತು ಅವನು ನಿಮ್ಮ ಮಾಲಿನ್ಯವನ್ನು ಹೊರಗೆಡಹುವನು.

يُخْرِجُ أَضْغَانَكُمْ ﴿٣٨﴾

38. ನೋಡಿರಿ, ಅಲ್ಲಾಹನ ಮಾರ್ಗದಲ್ಲಿ ಸಂಪತ್ತನ್ನು ಖರ್ಚು ಮಾಡಬೇಕೆಂದು ನಿಮಗೆ ಕರೆ ನೀಡಲಾಗುತ್ತಿದೆ. ಈ ಬಗ್ಗೆ ನಿಮ್ಮಲ್ಲಿ ಕೆಲವರು ಜಿಪುಣತೆ ತೋರುತ್ತಿದ್ದಾರೆ. ಜಿಪುಣತೆ ತೋರುವಾತನು ವಾಸ್ತವದಲ್ಲಿ ತನ್ನ ಮೇಲೆ ತಾನೇ ಜಿಪುಣತೆ ತೋರುತ್ತಿದ್ದಾನೆ. ಅಲ್ಲಾಹನಂತೂ ನಿರಪೇಕ್ಷನು. ನೀವೇ ಅವನ ಅವಲಂಬಿತರು. ನೀವು ವಿಮುಖರಾದರೆ ಅಲ್ಲಾಹನು ನಿಮ್ಮ ಸ್ಥಾನದಲ್ಲಿ ಬೇರಾವುದಾದರೂ ಜನಾಂಗವನ್ನು ತರುವನು ಮತ್ತು ಅವರು ನಿಮ್ಮಂತೆ ಇರಲಾರರು.

هَٰأَنْتُمْ هَٰؤُلَاءِ تَدْعُونَ لِتُنْفِقُوا
فِي سَبِيلِ اللَّهِ فَبِمَكْرَمٍ مِّنْ يَّبْخَلُ
وَمَنْ يَّبْخَلْ فَإِنَّمَا يَبْخَلْ عَن
نَفْسِهِ ۗ وَاللَّهُ الْغَنِيُّ ۗ وَأَنْتُمْ الْفُقَرَاءُ ۗ
وَإِن تَتَوَلَّوْا يَسْتَبْدِلْ قَوْمًا غَيْرَكُمْ
ثُمَّ لَا يَكُونُوا أَمْثَالَكُمْ ﴿٣٨﴾



(ಅವತೀರ್ಣ - ಮದೀನಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಸಂದೇಶವಾಹಕರೇ, ನಾವು ನಿಮಗೆ ಸುಸ್ಪಷ್ಟ ವಿಜಯ ಪ್ರದಾನ ಮಾಡಿದೆವು-¹

إِنَّا فَتَحْنَا لَكَ فَتْحًا مُّبِينًا ۝

2. ಅಲ್ಲಾಹನು ನಿಮ್ಮ ಹಿಂದಿನ ಹಾಗೂ ಮುಂದಿನ ಎಲ್ಲ ತಪ್ಪುಗಳನ್ನು ಕ್ಷಮಿಸಲಿಕ್ಕಾಗಿ,² ನಿಮ್ಮ ಮೇಲೆ ತನ್ನ ಅನುಗ್ರಹವನ್ನು ಪರಿಪೂರ್ಣಗೊಳಿಸಲಿಕ್ಕಾಗಿ, ನಿಮಗೆ ಸನ್ಮಾರ್ಗವನ್ನು ತೋರಿಸಲಿಕ್ಕಾಗಿ-³

لِيَعْرِفَ لَكَ اللَّهُ مَا تَقَدَّمَ مِنْ ذَنْبِكَ
وَمَا تَأَخَّرَ وَيَتِمَّ نِعْمَتَهُ عَلَيْكَ
وَيَهْدِيكَ صِرَاطًا مُسْتَقِيمًا ۝

3. ಮತ್ತು ನಿಮಗೆ ಪ್ರಚಂಡ ಸಹಾಯವನ್ನು ನೀಡಲಿಕ್ಕಾಗಿ.

وَيَنْصُرَكَ اللَّهُ نَصْرًا عَظِيمًا ۝

4. ಅವನೇ, ಸತ್ಯವಿಶ್ವಾಸಿಗಳ ಹೃದಯಗಳಲ್ಲಿ ಪ್ರಶಾಂತತೆಯನ್ನು ಇಳಿಸಿದವನು.⁴ ಅವರು ತಮ್ಮ ವಿಶ್ವಾಸದ ಮೇಲೆ ವಿಶ್ವಾಸವನ್ನು

هُوَ الَّذِي أَنْزَلَ السَّكِينَةَ فِي قُلُوبِ
الْمُؤْمِنِينَ لِيَرُدَّادُوا إِلَىٰ مَا مَعَهُ

1. ಹುದ್ದೆಬಿಯಾ ಸಂಧಿಯ ನಂತರ 'ವಿಜಯ' ಎಂಬ ಸುವಾರ್ತೆಯನ್ನು ತಿಳಿಸಲಾದಾಗ ಇದಂತಹ ವಿಜಯ! ಇದರಲ್ಲಿ ಮೇಲ್ನೋಟಕ್ಕೆ ಕಾಣುವಂತೆ ಸತ್ಯನಿಷೇಧಿಗಳು ನಮಗೆ ಒಡ್ಡ ಬಯಸಿದ್ದ ಶರತ್ತುಗಳನ್ನೆಲ್ಲಾ ನಾವು ಒಪ್ಪಿಕೊಂಡಿದ್ದೇವೆ ಎಂದು ಜನರು ಅಚ್ಚರಿಗೊಂಡಿದ್ದರು. ಆದರೆ ಕೆಲವೇ ಸಮಯದ ನಂತರ ನಿಜವಾಗಿಯೂ ಅದೊಂದು ಮಹಾನ್ ವಿಜಯವಾಗಿತ್ತು ಎಂದು ಅವರಿಗೆ ಮನವರಿಕೆಯಾಯಿತು.
2. ಈ ಮಾತನ್ನು ಹೇಳಲಾದ ಹಿನ್ನೆಲೆಯನ್ನು ಗಮನಿಸಿದರೆ, ಇಲ್ಲಿ ಯಾವ ದೋಷಗಳನ್ನು ಕ್ಷಮಿಸುವ ಬಗ್ಗೆ ಹೇಳಲಾಗಿದೆಯೋ ಅದು ಕಳೆದ 19 ವರ್ಷಗಳಲ್ಲಿ ಪ್ರವಾದಿವರ್ಯರ(ಸ) ನೇತೃತ್ವದಲ್ಲಿ ಇಸ್ಲಾಮಿನ ವಿಜಯ ಮತ್ತು ಉತ್ತುಂಗತೆಗಾಗಿ ನಡೆಸಿದ ಹೋರಾಟದ ವೇಳೆ ಸಂಭವಿಸಿರಬಹುದಾದ ದೋಷಗಳಾಗಿವೆ ಎಂದು ಭಾಸವಾಗುತ್ತದೆ. ಆ ದೋಷಗಳ ಬಗ್ಗೆ ಯಾವುದೇ ವ್ಯಕ್ತಿಗೆ ತಿಳುವಳಿಕೆ ಇರಲು ಸಾಧ್ಯವಿಲ್ಲ. ಮಾನವನ ಬುದ್ಧಿ ಆ ಹೋರಾಟದಲ್ಲಿ ಯಾವುದೇ ರೀತಿಯ ದೋಷ ಹುಡುಕಲು ಅಸಮರ್ಥವಾಗಿದೆ. ಆದರೆ ಅಲ್ಲಾಹನ ದೃಷ್ಟಿಯಲ್ಲಿರುವ ಪರಿಪೂರ್ಣತೆಯ ಉನ್ನತ ಮಾನದಂಡದ ಆಧಾರದಲ್ಲಿ ಅದರಲ್ಲಿ ಕೆಲವು ದೋಷಗಳು ಇದ್ದುವು. ಆದರೆ ಆಧಾರದಲ್ಲಿ ಅರೇಬಿಯಾದ ಮುಶ್ರಿಕರ ವಿರುದ್ಧ ಮುಸ್ಲಿಮರಿಗೆ ಅಷ್ಟು ತ್ವರಿತವಾದ ವಿಜಯ ಪ್ರಾಪ್ತವಾಗಲು ಸಾಧ್ಯವಿರಲಿಲ್ಲ. ಅರ್ಥಾತ್ ಈ ದೋಷಗಳ ಜತೆಗೆ ಹೋರಾಡಿದರೆ ಅರೇಬಿಯಾವನ್ನು ನೀವು ಅಧೀನಗೊಳಿಸಲು ಇನ್ನೂ ಹಲವಾರು ದೌರ್ಬಲ್ಯಗಳನ್ನು ಮನ್ನಿಸಿ ನಮ್ಮ ಅನುಗ್ರಹದ ಮೂಲಕ ನಿಮಗೆ ಕ್ಷಮೆ ನೀಡಿದೆವು. ನಿಮಗೆ ನಿಮ್ಮ ಪ್ರಯತ್ನಗಳಿಂದ ಮಾತ್ರ ದೊರಕಲು ಸಾಧ್ಯವಿಲ್ಲದಂತಹ ವಿಜಯದ ಬಾಗಿಲನ್ನು ಹುದ್ದೆಬಿಯಾದ ಬಳಿ ನಿಮ್ಮ ಪಾಲಿಗೆ ತೆರೆದವು.
3. ಇಲ್ಲಿ ಪ್ರವಾದಿವರ್ಯರಿಗೆ(ಸ) ನೇರಮಾರ್ಗ ತೋರಿಸುವುದೆಂದರೆ ಅವರಿಗೆ ವಿಜಯ ಮತ್ತು ಯಶಸ್ಸಿನ ಮಾರ್ಗ ತೋರಿಸುವುದಾಗಿದೆ.
4. 'ಸಕೀನತ್'(ಪ್ರಶಾಂತತೆ) ಎಂದರೆ ನೆಮ್ಮದಿ ಮತ್ತು ಚಿತ್ತ ಸಮಾಧಾನವಾಗಿದೆ. ಹುದ್ದೆಬಿಯಾ ಸಂಧಿಯ ವೇಳೆ ಎದುರಾದ ಪ್ರಕ್ಷುಬ್ಧ

ಹೆಚ್ಚಿಸಿಕೊಳ್ಳುವಂತಾಗಲಿಕ್ಕಾಗಿ. ಭೂಮಿ- ಆಕಾಶಗಳ ಸಕಲ ಸೇನೆಗಳೂ ಅಲ್ಲಾಹನ ನಿಯಂತ್ರಣದಲ್ಲಿವೆ ಮತ್ತು ಅವನು ಸರ್ವಜ್ಞನೂ ಯುಕ್ತವಂತನೂ ಆಗಿರುತ್ತಾನೆ.

5. ಸತ್ಯವಿಶ್ವಾಸಿ ಪುರುಷರನ್ನು ಮತ್ತು ಸ್ತ್ರೀಯರನ್ನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವಂತಹ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಗೊಳಿಸಲಿಕ್ಕಾಗಿ ಮತ್ತು ಅವರ ದೋಷಗಳನ್ನು ಅವರಿಂದ ದೂರಗೊಳಿಸಲಿಕ್ಕಾಗಿ (ಅವನು ಹೀಗೆ ಮಾಡಿರುವನು)- ಅಲ್ಲಾಹನ ಬಳಿ ಇದು ಮಹಾ ವಿಜಯವಾಗಿದೆ-

6. ಮತ್ತು ಅವನು, ಅಲ್ಲಾಹನ ಕುರಿತು ಕೆಟ್ಟ ಭಾವನೆಗಳನ್ನಿಟ್ಟುಕೊಂಡಿದ್ದ ಕಪಟವಿಶ್ವಾಸಿ ಸ್ತ್ರೀ-ಪುರುಷರನ್ನೂ ಬಹುದೇವಾರಾಧಕ ಸ್ತ್ರೀ-ಪುರುಷರನ್ನೂ ಶಿಕ್ಷಿಸಲಿಕ್ಕಾಗಿ (ಹೀಗೆ ಮಾಡಿರುವನು). ಅವರು ತಾವಾಗಿಯೇ ಕೆಡುಕಿನ ಸುಳಿಗೆ ಸಿಲುಕಿಕೊಂಡರು. ಅವರ ಮೇಲೆ ಅಲ್ಲಾಹನ ಕ್ರೋಧವೆರಗಿತು, ಅವನು ಅವರನ್ನು ಶಪಿಸಿದನು ಮತ್ತು ಅವರಿಗಾಗಿ ಅತ್ಯಂತ ಕೆಟ್ಟ ವಾಸಸ್ಥಾನವಾಗಿರುವ ನರಕವನ್ನು ಸಿದ್ಧಪಡಿಸಿಟ್ಟನು.

7. ಭೂಮಿ-ಆಕಾಶಗಳ ಸೇನೆಗಳೆಲ್ಲ ಅಲ್ಲಾಹನ ನಿಯಂತ್ರಣದಲ್ಲಿವೆ ಮತ್ತು ಅವನು ಪ್ರಬಲನೂ ಯುಕ್ತಪೂರ್ಣನೂ ಆಗಿರುತ್ತಾನೆ.

8. ಸಂದೇಶವಾಹಕರೇ, ನಾವು ನಿಮ್ಮನ್ನು ಸಾಕ್ಷ್ಯ ನೀಡುವವರಾಗಿ,⁵ ಸುವಾರ್ತೆ ನೀಡುವವರಾಗಿ ಮತ್ತು ಎಚ್ಚರಿಕೆ ನೀಡುವವರಾಗಿ ಮಾಡಿ ಕಳುಹಿಸಿರುತ್ತೇವೆ-

9. ಜನರೇ, ನೀವು ಅಲ್ಲಾಹನ ಹಾಗೂ ಅವನ ಸಂದೇಶವಾಹಕರ ಮೇಲೆ ವಿಶ್ವಾಸವಿರಿಸಬೇಕು, ಅವರಿಗೆ(ಪ್ರವಾದಿಗೆ) ನೆರವಾಗಬೇಕು, ಅವರನ್ನು ಗೌರವಿಸಬೇಕು ಮತ್ತು ಬೆಳಗು ಬೆಳಗುಗಳಲ್ಲಿ ಅಲ್ಲಾಹನನ್ನು ಸ್ತುತಿಸಬೇಕೆಂದು.

10. ಸಂದೇಶವಾಹಕರೇ, ನಿಮ್ಮೊಂದಿಗೆ ಆಜ್ಞಾನುಸರಣಿಯ ಕರಾರು

إِيْمَانِهِمْ ط وَ لِلّٰهِ جُنُودُ السَّمٰوٰتِ وَ
الْاَرْضِ ط وَ كَانَ اللّٰهُ عَلِيْمًا حَكِيْمًا ﴿٤﴾

لِيُدْخِلَ الْمُؤْمِنِيْنَ وَالْمُؤْمِنٰتِ جَنَّٰتٍ
تَجْرِيْ مِنْ تَحْتِهَا الْاَنْهٰرُ خٰلِدِيْنَ فِيْهَا
وَ يَكْفُرُ عَنْهُمْ سَرِيًّا ط وَ كَانَ ذٰلِكَ
عِنْدَ اللّٰهِ قَوْمًا عَظِيْمًا ﴿٥﴾

وَ يَعَذِّبُ الْمُفْسِقِيْنَ وَالْمُفْسِقٰتِ وَ
الْمُشْرِكِيْنَ وَ الْمُشْرِكٰتِ الطَّاغِيْنَ
بِاللّٰهِ ظَنَّ السَّوْءِ عَلَيْهِمْ دَآئِرَةُ السَّوْءِ
وَ غَضِبَ اللّٰهُ عَلَيْهِمْ وَ لَعَنَهُمْ وَ اَعَدَّ
لَهُمْ جَهَنَّمَ ط وَ سَآءَتْ مَصِيْرًا ﴿٦﴾

وَ لِلّٰهِ جُنُودُ السَّمٰوٰتِ وَ الْاَرْضِ ط
وَ كَانَ اللّٰهُ عَزِيْزًا حَكِيْمًا ﴿٧﴾

اِنَّا اَرْسَلْنَاكَ شَٰهِيْدًا وَّ مُبَشِّرًا
وَ نَذِيْرًا ﴿٨﴾

لِتُؤْمِنُوْا بِاللّٰهِ وَ رَسُوْلِهِ وَ تَعَزَّرُوْهُ
وَ تُوَفِّرُوْهُ ط وَ تَسِيْحُوْهُ بُكْرَةً
وَ اَصِيْلًا ﴿٩﴾

اِنَّ الَّذِيْنَ يَبَايِعُوْنَكَ اِنَّمَا يَبَايِعُوْنَ

ಸ್ವಿತಿಯಲ್ಲಿ ಮುಸ್ಲಿಮರು ತೋರಿದ ಸಹನೆ ಮತ್ತು ಪ್ರವಾದಿವರ್ಯರ(ಸ) ನಾಯಕತ್ವದ ಬಗ್ಗೆ ಪ್ರಕಟಿಸಿದ ಪರಿಪೂರ್ಣ ವಿಶ್ವಾಸ ಮತ್ತು ಆ ಸನ್ನಿವೇಶಗಳಿಂದ ಸಾಂಗವಾಗಿ ಪಾರಾದ ರೀತಿ ಎಲ್ಲವೂ ಅಲ್ಲಾಹನ ಅನುಗ್ರಹದ ಪರಿಣಾಮವಾಗಿದೆ. ಅನ್ಯಥಾ ಆ ಸಂದರ್ಭದ ಕಿಂಚಿತ್ ತಪ್ಪು ಕೂಡ ಕೆಲಸವನ್ನೆಲ್ಲಾ ಕೆಡಿಸಿ ಬಿಡಬಹುದಾಗಿತ್ತು.

5. ಶಾ ವಲಿಯುಲ್ತಾಃರವರು(ರ) 'ಶಾಹಿದ್' ಪದವನ್ನು 'ಸತ್ಯವನ್ನು ಪ್ರಕಟಿಸುವವನು' ಎಂದು ಅನುವಾದಿಸಿದ್ದಾರೆ. ಅದರ ಅರ್ಥ 'ಸತ್ಯದ ಸಾಕ್ಷ್ಯವಹಿಸುವವನು' ಎಂದಾಗಿದೆ.

ಮಾಡುತ್ತಿದ್ದವರು' ವಾಸ್ತವದಲ್ಲಿ ಅಲ್ಲಾಹನೊಂದಿಗೆ ಆಜ್ಞಾನು ಸರಣಿಯ ಕರಾರು ಮಾಡುತ್ತಿದ್ದರು. ಅವರ ಹಸ್ತಗಳ ಮೇಲೆ ಅಲ್ಲಾಹನ ಹಸ್ತವಿತ್ತು.⁷ ಇನ್ನು ಈ ಕರಾರನ್ನು ಉಲ್ಲಂಘಿಸುವವನ ಮೇಲೆಯೇ ಆ ಉಲ್ಲಂಘನೆಯ ಅಪರಾಧವಿರುವುದು. ಯಾರು ಅಲ್ಲಾಹನೊಂದಿಗೆ ಮಾಡಿದ ಈ ಕರಾರನ್ನು ಪಾಲಿಸುವನೋ ಅವನಿಗೆ ಅಲ್ಲಾಹನು ಶೀಘ್ರವೇ ಭಾರೀ ಪ್ರತಿಫಲವನ್ನು ದಯ ಪಾಲಿಸುವನು.

اللَّهُ يَدُ اللَّهِ فَوْقَ أَيْدِيهِمْ فَمَنْ
تَكَثَّرَ فَأَتَمَّا يَنْكُثُ عَلَى نَفْسِهِ وَمَنْ
أَوْفَى بِمَا عَاهَدَ عَلَيْهِ اللَّهُ فَسَيُؤْتِيهِ
أَجْرًا عَظِيمًا ①

11. ಸಂದೇಶವಾಹಕರೇ, ಹಿಂದೆ ಬಿಡಲ್ಪಟ್ಟಿದ್ದ ಅರಬ್ ಹಳ್ಳಿಗರು⁸ ಖಂಡಿತ ನಿಮ್ಮ ಬಳಿ ಬಂದು- "ನಮ್ಮ ಸಂಪತ್ತು ಮತ್ತು ಮನೆ ಮಂದಿಯ ಚಿಂತೆಯು ನಮ್ಮನ್ನು ಕಾರ್ಯಮಗ್ನವಾಗಿರಿಸಿತ್ತು. ನಮ್ಮ ಕ್ಷಮೆಗಾಗಿ ತಾವು ಪ್ರಾರ್ಥಿಸಿರಿ" ಎಂದು ಹೇಳುವರು. ಇವರು ತಮ್ಮ ಮನಸ್ಸುಗಳಲ್ಲಿಲ್ಲದ ಮಾತುಗಳನ್ನು ನಾಲಿಗೆಗಳಿಂದ ಆಡುತ್ತಾರೆ. ಇವರೊಡನೆ ಹೇಳಿರಿ- "ಸರಿ, ಹಾಗಾದರೆ ಅಲ್ಲಾಹನು ನಿಮಗೆ ಹಾನಿಯನ್ನುಂಟು ಮಾಡಲು ಇಚ್ಛಿಸಿದರೆ ಅಥವಾ ಲಾಭ ವನ್ನುಂಟು ಮಾಡಲು ಇಚ್ಛಿಸಿದರೆ, ನಿಮ್ಮ ವಿಷಯದಲ್ಲಿ ಅಲ್ಲಾಹನ ತೀರ್ಮಾನವನ್ನು ತಡೆಯಲು ಕಿಂಚಿತ್ತಾದರೂ ಅಧಿಕಾರವುಳ್ಳವರು ಯಾರಿದ್ದಾರೆ? ನಿಮ್ಮ ಕರ್ಮಗಳನ್ನಂತು ಅಲ್ಲಾಹನೇ ಬಲ್ಲನು. (ಆದರೆ ನೀವು ಹೇಳುತ್ತಿರುವುದು ಸತ್ಯವಲ್ಲ)

سَيَقُولُ لَكَ الْمُخَلَّفُونَ مِنَ الْأَعْرَابِ
شَغَلَتْنَا أَمْوَالُنَا وَأَهْلُونَا فَاسْتَغْفِرْ لَنَا
يَقُولُونَ بِأَسْتَيْبِهِمْ مَا كَيْسَ فِي
قُلُوبِهِمْ قُلْ فَمَنْ يَمْلِكُ لَكُمْ
مِّنَ اللَّهِ شَيْئًا إِنْ أَرَادَ بِكُمْ ضَرًّا
أَوْ أَرَادَ بِكُمْ نِعْمًا بَلْ كَانَ اللَّهُ
بِمَا تَعْمَلُونَ خَبِيرًا ②

12. ವಾಸ್ತವದಲ್ಲಿ ಸಂದೇಶವಾಹಕರು ಮತ್ತು ಸತ್ಯವಿಶ್ವಾಸಿಗಳು ತಮ್ಮ ಮನೆಗಳಿಗೆ ಖಂಡಿತ ಮರಳಲಾರರು ಎಂದು ನೀವು ಭಾವಿಸಿಕೊಂಡಿದ್ದಿರಿ. ಈ ವಿಚಾರವು ನಿಮ್ಮ ಮನಸ್ಸುಗಳಿಗೆ ಬಹಳ ಹಿತಕರವೆನಿಸಿತು. ನೀವು ಬಹಳ ಕೆಟ್ಟ ಗುಮಾನಿಗಳನ್ನು ಮಾಡಿದಿರಿ. ನೀವು ಅತ್ಯಂತ ದುಷ್ಟರಾಗಿರುತ್ತೀರಿ."

بَلْ ظَنَنْتُمْ أَنْ لَّنْ يَبْقِيَ الرَّسُولُ
وَالْمُؤْمِنُونَ إِلَىٰ أَهْلِيهِمْ أَبَدًا وَرَبِّ
ذَلِكَ فِي قُلُوبِكُمْ وَظَنَنْتُمْ ظَنَّ
السَّوْءِ وَكُنْتُمْ قَوْمًا بُورًا ③

6. ಇದು ಹ. ಉಸ್ತಾನ್(ರ) ಹುತಾತ್ಮರಾದರೆಂಬ ಸುದ್ದಿ ತಿಳಿದು ಪ್ರವಾದಿವರ್ಯರ(ಸ) ತಮ್ಮ ಅನುಚರರೊಂದಿಗೆ ಮಕ್ಕಾದ ಹುದ್ದೆಬಿಯಾ ಎಂಬ ಸ್ಥಳದಲ್ಲಿ ಮಾಡಿದ ಪ್ರತಿಜ್ಞೆಯ ಕಡೆಗಿರುವ ಸೂಚನೆ. ಹ. ಉಸ್ತಾನ್(ರ) ಹುತಾತ್ಮರಾದ ಸುದ್ದಿ ನಿಜವೆಂದಾದರೆ ನಾವು ಇದೇ ಸ್ಥಳದಲ್ಲಿ ಈಗಲೇ ಕುರೈಶರನ್ನು ಎದುರು ಹಾಕಿಕೊಳ್ಳಬೇಕು. ಪರಿಣಾಮವಾಗಿ ನಾವೆಲ್ಲರೂ ಸಾಯಬೇಕಾಗಿ ಬಂದರೂ ಸರಿ ಎಂಬುದರ ಕುರಿತು ಈ ಪ್ರತಿಜ್ಞೆ ಪಡೆಯಲಾಗಿತ್ತು.
7. ಅರ್ಥಾತ್- ಯಾವ ಪ್ರವಾದಿವರ್ಯರ(ಸ) ಕೈಯಲ್ಲಿ ನೀವು ಪ್ರತಿಜ್ಞೆ ಮಾಡುತ್ತಿದ್ದೀರೋ ಅದು ಅಲ್ಲಾಹನ ಪ್ರತಿನಿಧಿಯ ಕೈಯಾಗಿದೆ. ಈ ಪ್ರತಿಜ್ಞೆ ನಿಜವಾಗಿ ಪ್ರವಾದಿವರ್ಯರ(ಸ) ಮೂಲಕ ಅಲ್ಲಾಹನ ಜತೆಗೆ ನಡೆಯುತ್ತಿದೆ.
8. ಉಮ್ರಾದ ಸಿದ್ಧತೆ ಮಾಡುವ ವೇಳೆ ಪ್ರವಾದಿವರ್ಯರ(ಸ) ಮದೀನಾದ ಸುತ್ತಮುತ್ತಲಿನ ಕೆಲವು ಜನರಿಗೆ ತಮ್ಮ ಜತೆಗೆ ಹೊರಡುವ ಕರೆ ನೀಡಿದ್ದರು. ಆದರೆ ಸತ್ಯವಿಶ್ವಾಸದ ಬಗ್ಗೆ ವಾದಿಸಿಕೊಳ್ಳುತ್ತಿದ್ದ ಅವರು ಪ್ರಾಣದ ಮೇಲಿನ ಮೋಹದಿಂದ ತಮ್ಮ ಮನೆಯನ್ನು ಬಿಟ್ಟು ಹೊರಡಲು ಸಿದ್ಧರಾಗಿರಲಿಲ್ಲ. ಈ ವೇಳೆ ಕುರೈಶರ ನಿವಾಸಕ್ಕೆ ಉಮ್ರಾ ಮಾಡಲು ಹೋಗುವುದು ಮೃತ್ಯು ದವಡೆಗೆ ಹೋದಂತೆ ಎಂದು ಅವರು ಭಾವಿಸಿದ್ದರು. ಈ ವ್ಯಕ್ತಿಗಳ ಬಗ್ಗೆಯೇ ಇಲ್ಲಿ ಪ್ರಸ್ತಾಪಿಸಲಾಗಿದೆ.

13. ಅಲ್ಲಾಹ್ ಮತ್ತು ಅವನ ಸಂದೇಶವಾಹಕರ ಮೇಲೆ ವಿಶ್ವಾಸವಿಡದ ಸತ್ಯನಿಷೇಧಿಗಳಿಗಾಗಿ ನಾವು ಧಗಧಗಿಸುವ ಅಗ್ನಿಯನ್ನು ಸಿದ್ಧಗೊಳಿಸಿಟ್ಟಿರುತ್ತೇವೆ.

وَمَنْ لَّمْ يُؤْمِنْ بِاللَّهِ وَرَسُولِهِ فَأِنَّا
أَعْتَدْنَا لِلْكَافِرِينَ سَعِيرًا ﴿١٣﴾

14. ಅಲ್ಲಾಹನೇ ಭೂಮಿ-ಆಕಾಶಗಳ ಅಧಿಪತ್ಯದ ಒಡೆಯನು. ಅವನು ತಾನಿಚ್ಛಿಸಿದವರನ್ನು ಕ್ಷಮಿಸುತ್ತಾನೆ ಮತ್ತು ತಾನಿಚ್ಛಿಸಿದವರನ್ನು ಶಿಕ್ಷಿಸುತ್ತಾನೆ. ಅವನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

وَاللَّهُ مُلْكُ السَّمَوَاتِ وَالْأَرْضِ يُعْزِزُ
لِمَنْ يَشَاءُ وَيُعَذِّبُ مَنْ يَشَاءُ ۗ
وَكَانَ اللَّهُ غَفُورًا رَحِيمًا ﴿١٤﴾

15. ನೀವು ಸಮರಾರ್ಜಿತ ಸೊತ್ತನ್ನು ಪಡೆಯಲು ಹೊರಟಾಗ ಹಿಂದೆ ಬಿಡಲ್ಪಟ್ಟ ಈ ಜನರು- ನಮ್ಮನ್ನೂ ನಿಮ್ಮ ಜೊತೆ ಬರಲು ಬಿಡಿ ಎಂದು ನಿಮ್ಮೊಡನೆ ಖಂಡಿತ ಹೇಳುವರು.' ಇವರು ಅಲ್ಲಾಹನ ಆದೇಶವನ್ನು ಬದಲಿಸಿಬಿಡಬೇಕೆಂದು ಇಚ್ಛಿಸುತ್ತಾರೆ. "ಖಂಡಿತ ನೀವು ನಮ್ಮ ಜೊತೆ ಬರುವಂತಿಲ್ಲ. ಅಲ್ಲಾಹನು ಈ ಮೊದಲೇ ಇದನ್ನು ಹೇಳಿರುತ್ತಾನೆ" ಎಂದು ಅವರೊಡನೆ ಸ್ಪಷ್ಟವಾಗಿ ಹೇಳಿ ಬಿಡಿರಿ. ಇವರು- "ಇಲ್ಲ, ನೀವು ನಮ್ಮ ಬಗ್ಗೆ ಅಸೂಯೆ ಪಡುತ್ತಿರುವಿರಿ" ಎಂದು ಹೇಳುವರು. (ನಿಜವಾಗಿ ಇದು ಅಸೂಯೆಯ ವಿಷಯವಲ್ಲ) ಆದರೆ ಇವರು ಸರಿಯಾದ ಮಾತನ್ನು ಗ್ರಹಿಸುವುದು ಅತ್ಯಲ್ಪ.

سَيَقُولُ الْمُخَلَّفُونَ إِذَا انطَلَقْتُمْ إِلَى
مَعَانِمِ لَتَأْخُذُوا بِهَا ذُرُوءًا تَتَّبِعُكُمْ
يُرِيدُونَ أَنْ يُبَدِّلُوا كَلِمَ اللَّهِ
قُلْ لَنْ تَتَّبِعُونَا كَذَلِكُمْ قَالَ اللَّهُ
مَنْ قَبْلُ ۗ فَسَيَقُولُونَ بَلْ تَحْسُدُونَنَا
بَلْ كَانُوا لَا يَفْقَهُونَ إِلَّا قَلِيلًا ﴿١٥﴾

16. ಹಿಂದೆ ಬಿಡಲ್ಪಟ್ಟ ಈ ಅರಬ್ ಹಳ್ಳಿಗರೊಡನೆ ಹೇಳಿರಿ; "ಶೀಘ್ರವೇ ನಿಮ್ಮನ್ನು ಬಹಳ ಪ್ರಬಲರಾಗಿರುವ ಜನರೊಂದಿಗೆ ಯುದ್ಧ ಮಾಡಲಿಕ್ಕಾಗಿ ಕರೆಯಲಾಗುವುದು. ಒಂದೋ ನೀವು ಅವರೊಂದಿಗೆ ಯುದ್ಧ ಮಾಡಬೇಕಾದೀತು ಅಥವಾ ಅವರು ಶರಣಾಗತರಾಗುವರು. ಆಗ ನೀವು ಧರ್ಮಯುದ್ಧದ ಆಜ್ಞೆಯನ್ನು ಪಾಲಿಸಿದರೆ, ಅಲ್ಲಾಹನು ನಿಮಗೆ ಅತ್ಯುತ್ತಮ ಪ್ರತಿಫಲ ನೀಡುವನು ಮತ್ತು ನೀವು ಈ ಹಿಂದೆ ವಿಮುಖರಾದಂತೆಯೇ ಪುನಃ ವಿಮುಖರಾದರೆ ಅಲ್ಲಾಹನು ನಿಮಗೆ ವೇದನಾಯುಕ್ತ ಯಾತನೆ ಕೊಡುವನು.

قُلْ لِلْمُخَلَّفِينَ مِنَ الْأَعْرَابِ
سَتُدْعُونَ إِلَى قَوْمٍ آوَىٰ بِأَيْسِ شُدَيْدٍ
فَقَاتِلُوا لَهُمْ أَوْ يُسَلِّمُونَ ۖ فَإِنْ تُطِيعُوا
يُؤْتِكُمُ اللَّهُ أَجْرًا حَسَنًا ۖ وَإِنْ تَتَوَلَّوْا
كَمَا تَوَلَّيْتُمْ ۖ مِنْ قَبْلُ يُعَذِّبْكُمْ
عَذَابًا أَلِيمًا ﴿١٦﴾

17. ಕುರುಡ, ಕುಂಟ ಮತ್ತು ರೋಗಿಯು ಯುದ್ಧಕ್ಕೆ ಬರದಿದ್ದರೆ ಚಿಂತಿಲ್ಲ. ಅಲ್ಲಾಹ್ ಮತ್ತು ಅವನ ಸಂದೇಶವಾಹಕರ ಅನುಸರಣೆ ಮಾಡುವವನಿಗೆ ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು

لَيْسَ عَلَى الْأَعْمَىٰ حَرْجٌ ۚ وَلَا عَلَى
الْأَعْرَجِ حَرْجٌ ۚ وَلَا عَلَى الْمَرِيضِ
حَرْجٌ ۚ وَمَنْ يُطِيعِ اللَّهَ وَرَسُولَهُ

9. ಅರ್ಥಾತ್- ಅಪಾಯದಿಂದ ಕೂಡಿದ ಯಾತ್ರೆಯಲ್ಲಿ ನಿಮ್ಮ ಜತೆ ಸೇರಲು ಮೈಗಳ್ಳತನ ಪ್ರದರ್ಶಿಸುತ್ತಿರುವ ಈ ವ್ಯಕ್ತಿಗಳು, ಸುಲಭದ ಜಯ ಮತ್ತು ಸಮರಾರ್ಜಿತ ಸೊತ್ತು ಸಿಗುವ ಸಾಧ್ಯತೆಯಿರುವ ದಂಡಯಾತ್ರೆಯ ವೇಳೆ ಸ್ವತಃ ಓಡೋಡಿ ಬಂದು ನಮ್ಮನ್ನೂ ಜತೆಯಲ್ಲಿ ಕೊಂಡೊಯ್ಯಿರಿ ಎಂದು ಹೇಳುವ ದಿನ ದೂರವಿಲ್ಲ.

ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶ ಕೊಡುವನು. ವಿಮುಖನಾಗುವವನಿಗೆ ಅವನು ವೇದನಾಯುಕ್ತ ಯಾತನೆ ಕೊಡುವನು."

18. ವೃಕ್ಷದಡಿಯಲ್ಲಿ ನಿಮ್ಮೊಂದಿಗೆ ಸತ್ಯವಿಶ್ವಾಸಿಗಳು ಆಜ್ಞಾನುಸರಣೆಯ ಕರಾರು ಮಾಡುತ್ತಿದ್ದಾಗ ಅಲ್ಲಾಹನು ಅವರಿಂದ ಸಂತುಷ್ಟನಾದನು. ಅವರ ಮನಸ್ಸಿನಲ್ಲೇನಿತ್ತೆಂಬುದು ಅವನಿಗೆ ತಿಳಿದಿತ್ತು. ಆದುದರಿಂದ ಅವನು ಅವರ ಮೇಲೆ ಪ್ರಶಾಂತತೆಯನ್ನು ಇಳಿಸಿದನು.¹⁰ ಪುರಸ್ಕಾರವಾಗಿ ಅವರಿಗೆ ಶೀಘ್ರ ವಿಜಯವನ್ನು ದಯಪಾಲಿಸಿದನು-
19. ಮತ್ತು ಅವನು ಅವರಿಗೆ ಧಾರಾಳ ಸಮರಾರ್ಜಿತ ಸೊತ್ತನ್ನು ನೀಡಿದ್ದು ಅದನ್ನು ಅವರು (ಶೀಘ್ರವೇ) ಪಡೆಯಲಿರುವರು.¹¹ ಅಲ್ಲಾಹನು ಪ್ರಬಲನೂ ಯುಕ್ತಿಪೂರ್ಣನೂ ಆಗಿರುತ್ತಾನೆ.
20. ಅಲ್ಲಾಹ್ ನಿಮಗೆ ಧಾರಾಳ ಸಮರಾರ್ಜಿತ ಸೊತ್ತಿನ ವಾಗ್ದಾನವೀಯುತ್ತಾನೆ.¹² ನೀವು ಅದನ್ನು ಪಡೆಯಲಿರುವಿರಿ. ಸದ್ಯ ಅವನು ಈ ವಿಜಯವನ್ನು ನಿಮಗೆ ದಯಪಾಲಿಸಿರುವನು¹³ ಮತ್ತು ಜನರ ಕೈಗಳು ನಿಮ್ಮ ವಿರುದ್ಧ ಏಳದಂತೆ ತಡೆದನು¹⁴. ಸತ್ಯವಿಶ್ವಾಸಿಗಳ ಪಾಲಿಗೆ ಇದು ಒಂದು ನಿದರ್ಶನವಾಗಲೆಂದು ಮತ್ತು ಅಲ್ಲಾಹನು ನಿಮ್ಮನ್ನು ಸನ್ಮಾನಿಸಿದಂತೆ ಸಾಗಿಸಲೆಂದು (ಹೀಗೆ ಮಾಡಲಾಗಿದೆ.)
21. ಇದಲ್ಲದೆ ಅಲ್ಲಾಹನು ನೀವಿನ್ನೂ ಗಳಿಸಲು ಶಕ್ತರಾಗಿಲ್ಲದಂತಹ ಮತ್ತಷ್ಟು ಸಮರಾರ್ಜಿತ ಸೊತ್ತನ್ನೂ ನಿಮಗೆ ಕೊಡುವುದಾಗಿ ವಾಗ್ದಾನ ಮಾಡುತ್ತಾನೆ. ಅಲ್ಲಾಹನು ಅವುಗಳನ್ನು ಸುತ್ತುವರಿದಿಟ್ಟಿರುತ್ತಾನೆ.¹⁵ ಅಲ್ಲಾಹನು ಸಕಲ ವಿಷಯಗಳ ಸಾಮರ್ಥ್ಯವುಳ್ಳವನಾಗಿದ್ದಾನೆ.

يُدْخِلُهُ جَنَّاتٍ تَجْرِي مِنْ تَحْتِهَا الْأَنْهَارُ وَمَنْ يَتَوَلَّ يَعدُّبُهُ عَذَابًا أَلِيمًا ﴿١٠﴾

لَقَدْ رَضِيَ اللَّهُ عَنِ الْمُؤْمِنِينَ إِذْ يُبَايِعُونَكَ تَحْتَ الشَّجَرَةِ فَعَلِمَ مَا فِي قُلُوبِهِمْ فَأَنْزَلَ السَّكِينَةَ عَلَيْهِمْ وَأَثَابَهُمْ فَتْحًا قَرِيبًا ﴿١١﴾

وَمَغَانِمَ كَثِيرَةً يُأْخُذُونَهَا وَكَانَ اللَّهُ عَزِيزًا حَكِيمًا ﴿١٢﴾

وَعَدَكُمْ اللَّهُ مَغَانِمَ كَثِيرَةً يُأْخُذُونَهَا فَعَجَّلَ لَكُمْ هَذِهِ وَكَفَّ أَيْدِيَ النَّاسِ عَنْكُمْ وَلِتَكُونَ آيَةً لِلْمُؤْمِنِينَ وَيَهْدِيَكُمْ صِرَاطًا مُسْتَقِيمًا ﴿١٣﴾

وَ أُخْرَى لَمْ تَقْدِرُوا عَلَيْهَا قَدْ أَحَاطَ اللَّهُ بِهَا وَكَانَ اللَّهُ عَلَى كُلِّ شَيْءٍ قَدِيرًا ﴿١٥﴾

10. ಇಲ್ಲಿ ಪ್ರಶಾಂತತೆ ಎಂದರೆ ಒಬ್ಬ ವ್ಯಕ್ತಿ ಮಹದುದ್ದೇಶಕ್ಕಾಗಿ ಶಾಂತ ಹೃದಯದಿಂದ ಯಾವುದೇ ರೀತಿಯ ಉದ್ವಿಗ್ನತೆಯಿಲ್ಲದೆ ತನ್ನನ್ನು ಅಪಾಯಕ್ಕೆ ಒಡ್ಡಿ ಕೊಳ್ಳುವುದಾಗಿದೆ. ಈ ಕೆಲಸವನ್ನು ನಾನು ಮಾಡಿಯೇ ತೀರಬೇಕು, ಅದರ ಪರಿಣಾಮ ಏನಾದರೂ ಸರಿಯೇ ಎಂಬ ತೀರ್ಮಾನವನ್ನು ಅವನು ಯಾವುದೇ ರೀತಿಯ ಭಯ ಅಥವಾ ಗಾಬರಿಯಿಲ್ಲದೆ ಕೈಗೊಳ್ಳುತ್ತಾನೆ.
11. ಇದು ಖೈಬರ್ ವಿಜಯ ಮತ್ತು ಆ ವೇಳೆ ದೊರೆತ ಸಮರಾರ್ಜಿತ ಸೊತ್ತಿನ ಕಡೆಗಿರುವ ಸೂಚನೆ.
12. ಅರ್ಥಾತ್- ಖೈಬರ್‌ನ ನಂತರ ಮುಸ್ಲಿಮರಿಗೆ ನಿರಂತರವಾಗಿ ದೊರೆತ ಸರಣಿ ವಿಜಯಗಳು.
13. ಅರ್ಥಾತ್- ಹುದೈಬಿಯಾ ಸಂಧಿ. ಅಧ್ಯಾಯದ ಆರಂಭದಲ್ಲಿ ಅದನ್ನೇ ಸುಸ್ಪಷ್ಟ ವಿಜಯವೆನ್ನಲಾಗಿದೆ.
14. ಅರ್ಥಾತ್- ಹುದೈಬಿಯಾದಲ್ಲಿ ನಿಮ್ಮೊಡನೆ ಯುದ್ಧ ಮಾಡುವ ಧೈರ್ಯವನ್ನು ಸತ್ಯನಿಷೇಧಿಗಳಿಗೆ ಕೊಡಲಿಲ್ಲ. ಇಷ್ಟಾಗಿ ಬಾಹ್ಯ ಪರಿಸ್ಥಿತಿಗಳ ಆಧಾರದಲ್ಲಿ ಅವರು ನಿಮಗಿಂತ ಎಲ್ಲ ವಿಧದಲ್ಲೂ ಉತ್ತಮ ಸ್ಥಿತಿಯಲ್ಲಿದ್ದರು. ಯುದ್ಧದ ದೃಷ್ಟಿಕೋನದಿಂದ ನೋಡುವುದಿದ್ದರೆ ಅವರ ಎದುರಿಗೆ ನೀವು ದುರ್ಬಲರಾಗಿದ್ದಿರಿ.
15. ಇದು ಮಕ್ಕಾ ವಿಜಯದ ಕಡೆಗಿರುವ ಸೂಚನೆಯಾಗಿದೆ ಎಂಬುದು ಪ್ರಬಲ ಗುಮಾನಿಯಾಗಿದೆ. ಅರ್ಥಾತ್, ಮಕ್ಕಾ ಇನ್ನೂ ನಿಮ್ಮ ವಶಕ್ಕೆ

22. ಈಗ ಈ ಸತ್ಯನಿಷೇಧಿಗಳು ನಿಮ್ಮೊಂದಿಗೆ ಯುದ್ಧ ಮಾಡುತ್ತಿದ್ದರೆ ಖಂಡಿತ ಪಲಾಯನ ಮಾಡುತ್ತಿದ್ದರು ಮತ್ತು ಅವರಿಗೆ ರಕ್ಷಕ ಮಿತ್ರರಾಗಲಿ, ಸಹಾಯಕರಾಗಲಿ ಯಾರೂ ಸಿಗುತ್ತಿರಲಿಲ್ಲ.

وَكُفِّرَكُمْ الَّذِينَ كَفَرُوا وَلَوْ أَنَّ الْأَبْرَارَ
ثُمَّ لَا يَجِدُونَ وَلِيًّا وَلَا نَصِيرًا ﴿٣٦﴾

23. ಇದು ಹಿಂದಿನಿಂದಲೇ ನಡೆದು ಬರುತ್ತಿರುವ ಅಲ್ಲಾಹನ ಕಾರ್ಯವಿಧಾನವಾಗಿದೆ ಮತ್ತು ನೀವು ಅಲ್ಲಾಹನ ಕಾರ್ಯ ವಿಧಾನದಲ್ಲಿ ಯಾವ ಬದಲಾವಣೆಯನ್ನೂ ಕಾಣಲಾರಿರಿ.

سُنَّةَ اللَّهِ الَّتِي قَدْ خَلَتْ مِنْ قَبْلُ
وَكَانَ تَجْدِدُ لِسُنَّةِ اللَّهِ تَبْدِيلًا ﴿٣٧﴾

24. ಮಕ್ಕಾ ಕಣಿವೆಯಲ್ಲಿ ಅವರ ಕೈಗಳನ್ನು ನಿಮ್ಮಿಂದಲೂ ನಿಮ್ಮ ಕೈಗಳನ್ನು ಅವರಿಂದಲೂ ತಡೆದವನು ಅವನೇ. ವಸ್ತುತಃ ಅವನು ನಿಮಗೆ ಅವರ ಮೇಲೆ ಪ್ರಾಬಲ್ಯ ದಯಪಾಲಿಸಿದ್ದನು ಮತ್ತು ನೀವು ಮಾಡುತ್ತಿದ್ದುದನ್ನೆಲ್ಲ ಅಲ್ಲಾಹನು ವೀಕ್ಷಿಸುತ್ತಿದ್ದನು.

وَهُوَ الَّذِي كَفَّ أَيْدِيَهُمْ عَنْكُمْ وَ
أَيْدِيَكُمْ عَنْهُمْ بِبَطْنِ مَكَّةَ مِنْ
بَعْدِ أَنْ أَظْفَرَكُمْ عَلَيْهِمْ وَكَانَ
اللَّهُ بِمَا تَعْمَلُونَ بَصِيرًا ﴿٣٨﴾

25. ಸತ್ಯವನ್ನು ನಿರಾಕರಿಸಿದವರು, 'ಮಸ್ಜಿದುಲ್ ಹರಾಮ್'ನಿಂದ ನಿಮ್ಮನ್ನು ತಡೆದವರು ಮತ್ತು 'ಹದ್ಯಾ'ನ (ಬಲಿಯ) ಒಂಟೆಗಳನ್ನು ಅವುಗಳ ನೆಲೆಗೆ ತಲುಪಲು ಬಿಡದವರು ಅವರೇ. (ಮಕ್ಕಾದಲ್ಲಿ) ನೀವು ಅರಿತಿದಂತಹ ಸತ್ಯವಿಶ್ವಾಸಿ ಪುರುಷರು ಮತ್ತು ಸತ್ಯ ವಿಶ್ವಾಸಿ ಸ್ತ್ರೀಯರು ಇಲ್ಲದಿರುತ್ತಿದ್ದರೆ, ಹಾಗೂ ಪ್ರಮಾದವಶಾತ್ ನೀವು ಅವರನ್ನು ಧ್ವಂಸ ಮಾಡಿ ಬಿಡುವ ಮತ್ತು ಇದರಿಂದ ನಿಮಗೆ ಕಳಂಕ ಬರುವ ಅಪಾಯವಿಲ್ಲದಿರುತ್ತಿದ್ದರೆ, (ಯುದ್ಧವು ತಡೆಯಲ್ಪಡುತ್ತಿರಲಿಲ್ಲ) ಅಲ್ಲಾಹನು ತಾನಿಚ್ಛಿಸಿದವರನ್ನು ತನ್ನ ಕೃಪೆಯಲ್ಲಿ ಸೇರಿಸಿಕೊಳ್ಳುವಂತಾಗಲು (ಯುದ್ಧವು ತಡೆಯಲ್ಪಟ್ಟಿತು.) ಆ ಸತ್ಯವಿಶ್ವಾಸಿಗಳು ಬೇರ್ಪಟ್ಟಿರುತ್ತಿದ್ದರೆ (ಮಕ್ಕಾ ವಾಸಿಗಳಲ್ಲಿ) ಸತ್ಯನಿಷೇಧಿಗಳಿಗೆ ನಾವು ಖಂಡಿತವಾಗಿಯೂ ವೇದನಾಯುಕ್ತ ಯಾತನೆ ಕೊಡುತ್ತಿದ್ದೆವು.¹⁶

هُمَ الَّذِينَ كَفَرُوا وَصَدُّوكُمْ عَنِ
الْمَسْجِدِ الْحَرَامِ وَالْهَدْيِ مَعْكُوفًا
أَنْ يَبْلُغَ مَجَلَّةً وَكُورًا رَجَالَ
مُؤْمِنُونَ وَنِسَاءً مُؤْمِنَاتٌ لَمْ
تَعْلَمُوهُمْ أَنْ تَطَّوَّهُمْ فِتْصِيبَكُمْ
مِنْهُمْ مَعْرَةٌ بَغَيْرِ عِلْمٍ لِيُدْخَلَ
اللَّهُ فِي رَحْمَتِهِ مَنْ يَشَاءُ كُتِبَ عَلَيْكُمُ
لَعَابُ بَنِي الْأَعْرَابِ كَفَرُوا مِنْهُمْ
عَدَا بِنَا إِلِيمًا ﴿٣٩﴾

ಬಂದಿಲ್ಲ. ಆದರೆ ಅಲ್ಲಾಹನು ಅದನ್ನು ಆವರಿಸಿ ಕೊಂಡಿದ್ದಾನೆ. ಹುದೈಬಿಯಾದ ವಿಜಯದಿಂದಾಗಿ ಅದೂ ನಿಮ್ಮ ವಶವಾಗುವುದು.

16. ಅಲ್ಲಾಹನು ಹುದೈಬಿಯಾದಲ್ಲಿ ಯುದ್ಧಕ್ಕೆ ಅವಕಾಶ ಕಲ್ಪಿಸದಿರುವುದರ ಹಿಂದಿನ ಔಚಿತ್ಯ ಇದುವೇ ಆಗಿತ್ತು. ತಮ್ಮ ಸತ್ಯವಿಶ್ವಾಸವನ್ನು ಗೋಪ್ಯವಾಗಿಸಿಕೊಂಡ ಮತ್ತು ಸತ್ಯವಿಶ್ವಾಸ ಬಹಿರಂಗಗೊಂಡಿದ್ದರೂ ತಮ್ಮ ಅಸಹಾಯಕತೆಯಿಂದಾಗಿ ಮದೀನಾ ವಲಸೆ ಕೈಗೊಳ್ಳಲು ಸಾಧ್ಯವಾಗದೆ ಶೋಷಣೆ-ದಬ್ಬಾಳಿಕೆಗಳಿಗೆ ಗುರಿಯಾಗುತ್ತಿದ್ದಂತಹ ಅಸಂಖ್ಯ ಮುಸ್ಲಿಮ್ ಸ್ತ್ರೀ-ಪುರುಷರು ಮಕ್ಕಾದಲ್ಲಿದ್ದರು. ಇಂತಹ ಸಂದರ್ಭದಲ್ಲಿ ಯುದ್ಧ ನಡೆಯುತ್ತಿದ್ದರೆ ಮತ್ತು ಮುಸ್ಲಿಮರು ಸತ್ಯನಿಷೇಧಿಗಳನ್ನು ಹೊಸಕಿ ಹಾಕಿ ಮಕ್ಕಾ ಪ್ರವೇಶ ಮಾಡುತ್ತಿದ್ದರೆ ಅಲ್ಲಿನ ಸತ್ಯನಿಷೇಧಿಗಳ ಜತೆಗೆ ಮುಸ್ಲಿಮರೂ ಅಜ್ಞಾನದಿಂದಾಗಿ ಮುಸ್ಲಿಮರ ಕೈಯಿಂದಲೇ ಹತರಾಗಿ ಬಿಡುತ್ತಿದ್ದರು. ಈ ದೇವೇಚ್ಛೆಯ ಹಿಂದೆ ಇನ್ನೊಂದು ಯುಕ್ತಿಯೂ ಅಡಕವಾಗಿತ್ತು. ಅಲ್ಲಾಹನು ಕುರ್ಯಶರನ್ನು ರಕ್ತರಂಜಿತ ಯುದ್ಧದ ಮೂಲಕ ಸೋಲಿಸಿ ಮಕ್ಕಾ ವಿಜಯವನ್ನು ದೊರಕಿಸಬೇಕೆಂದು ಬಯಸಿರಲಿಲ್ಲ. ಎರಡು ವರ್ಷಗಳ ಅವಧಿಯಲ್ಲಿ ಅವರ ಮೇಲೆ ನಾಲ್ಕು ನಿಟ್ಟಿನಿಂದ ಮುತ್ತಿಗೆ ಹಾಕಿ, ಯಾವುದೇ ರೀತಿಯ ಪ್ರತಿರೋಧವಿಲ್ಲದೆ ಅವರು ಅಧೀನರಾಗಿ ಬಿಡಬೇಕು ಅನಂತರ ಸಮಸ್ತ ಗೋತ್ರ ಇಸ್ಲಾಮ್ ಸ್ವೀಕರಿಸಿ ಅಲ್ಲಾಹನ ಅನುಗ್ರಹದೊಳಗೆ

26. (ಈ ಕಾರಣದಿಂದಲೇ) ಆ ಸತ್ಯನಿಷೇಧಿಗಳು ತಮ್ಮ ಹೃದಯಗಳಲ್ಲಿ ಅಜ್ಞಾನಜನ್ಯ ಅಭಿಮಾನವನ್ನಿರಿಸಿಕೊಂಡಾಗ ಅಲ್ಲಾಹನು ತನ್ನ ಸಂದೇಶವಾಹಕರ ಮತ್ತು ಸತ್ಯವಿಶ್ವಾಸಿಗಳ ಮೇಲೆ ಪ್ರಶಾಂತತೆಯನ್ನು ಇಳಿಸಿದನು¹⁷ ಮತ್ತು ಸತ್ಯವಿಶ್ವಾಸಿಗಳನ್ನು ದೇವಭಕ್ತಿಯ ನುಡಿಗೆ ಬದ್ಧರಾಗಿರುವಂತೆ ಮಾಡಿದನು. ಏಕೆಂದರೆ ಇದಕ್ಕೆ ಅವರೇ ಹೆಚ್ಚು ಹಕ್ಕುದಾರರೂ ಅರ್ಹರೂ ಆಗಿದ್ದರು. ಅಲ್ಲಾಹನು ಸಕಲ ವಿಷಯಗಳ ಜ್ಞಾನವುಳ್ಳವನಾಗಿರುತ್ತಾನೆ.

إِذْ جَعَلَ الَّذِينَ كَفَرُوا فِي قُلُوبِهِمُ
الْحَمِيَّةَ حَمِيَّةَ الْجَاهِلِيَّةِ فَأَنْزَلَ اللَّهُ
سَكِينَتَهُ عَلَى رَسُولِهِ وَعَلَى الْمُؤْمِنِينَ
وَأَلْرَمَهُمْ كَلِمَةَ التَّقْوَى وَكَانُوا
أَحَقَّ بِهَا وَأَهْلَهَا وَكَانَ اللَّهُ
بِكُلِّ شَيْءٍ عَلِيمًا ﴿٢٦﴾

27. ನಿಜಕ್ಕೂ ಅಲ್ಲಾಹನು ತನ್ನ ಸಂದೇಶವಾಹಕರಿಗೆ ಸಂಪೂರ್ಣವಾಗಿ ಸತ್ಯಕ್ಕೆ ಅನುಗುಣವಾದ ಕನಸನ್ನೇ ತೋರಿಸಿದ್ದನು.¹⁸ ಅಲ್ಲಾಹನಿಚ್ಛಿಸಿದರೆ, ನೀವು ಖಂಡಿತವಾಗಿಯೂ ಸಂಪೂರ್ಣ ಶಾಂತಿಯೊಂದಿಗೆ ಮಸ್ಜಿದುಲ್ ಹರಾಮನ್ನು ಪ್ರವೇಶಿಸುವಿರಿ.¹⁹ ನಿಮ್ಮ ತಲೆ ಬೋಳಿಸಿಕೊಳ್ಳುವಿರಿ ಮತ್ತು ಕೂದಲು ಕತ್ತರಿಸಿಕೊಳ್ಳುವಿರಿ ಮತ್ತು ನಿಮಗೆ ಯಾವ ಭಯವೂ ಇರಲಾರದು. ನೀವು ಅರಿಯದಿದ್ದು ಅವನು ಅರಿತಿದ್ದನು. ಆದುದರಿಂದ ಆ ಕನಸು ನೆರವೇರುವುದಕ್ಕೆ ಮುಂಚೆ ಅವನು ಈ ಸನ್ನಿಹಿತ ವಿಜಯವನ್ನು ನಿಮಗೆ ದಯಪಾಲಿಸಿದನು.

لَقَدْ صَدَقَ اللَّهُ رَسُولَهُ الرُّؤْيَا
بِالْحَقِّ لَتَدْخُلُنَّ الْمَسْجِدَ الْحَرَامَ
إِنْ شَاءَ اللَّهُ آمِنِينَ مُحَلِّقِينَ
رُءُوسِكُمْ وَمُقَصِّرِينَ لَا تَخَافُونَ
فَعَلِمَ مَا لَمْ تَعْلَمُوا فَجَعَلَ مِنْ دُونِ
ذَلِكَ فَتْحًا قَرِيبًا ﴿٢٧﴾

28. ತನ್ನ ಸಂದೇಶವಾಹಕನನ್ನು ಸನ್ಮಾರ್ಗ ಹಾಗೂ ಸತ್ಯಧರ್ಮದೊಂದಿಗೆ ಕಳುಹಿಸಿದವನು ಅಲ್ಲಾಹನೇ ಆಗಿರುತ್ತಾನೆ. ಅದನ್ನು ಸಕಲಧರ್ಮಗಳ ಮೇಲೆ ಪ್ರಬಲಗೊಳಿಸಲಿಕ್ಕಾಗಿ (ಅವನು ಹೀಗೆ ಮಾಡಿರುವನು). ಈ ವಸ್ತುಸ್ಥಿತಿಯ ಬಗ್ಗೆ ಅಲ್ಲಾಹನ ಸಾಕ್ಷ್ಯವೇ ಸಾಕು.²⁰

هُوَ الَّذِي أَرْسَلَ رَسُولَهُ بِالْهُدَى
وَالدِّينِ الْحَقِّ لِيُظْهِرَهُ عَلَى الدِّينِ
كُلِّهِ وَكَفَى بِاللَّهِ شَهِيدًا ﴿٢٨﴾

ಪ್ರವೇಶ ಮಾಡಬೇಕೆಂಬುದು ದೇವೇಚ್ಛೆಯಾಗಿತ್ತು. ಮಕ್ಕಾ ವಿಜಯದ ವೇಳೆ ಅದುವೇ ಸಂಭವಿಸಿತು.

17. ಇಲ್ಲಿ ಪ್ರಶಾಂತತೆ ಎಂದರೆ ಸತ್ಯನಿಷೇಧಿಗಳ ಅಜ್ಞಾನಜನ್ಯ ದುರಭಿಮಾನವನ್ನು ಎದುರಿಸಲು ಪ್ರವಾದಿವರ್ಯರ(ಸ) ಮತ್ತು ಮುಸ್ಲಿಮರು ತೋರಿದ ಸಹನೆ ಮತ್ತು ಗಾಂಭೀರ್ಯವಾಗಿದೆ. ಅವರ ಹಟಮಾರಿತನ ಮತ್ತು ವ್ಯಕ್ತವಾದ ಅತಿಕ್ರಮದಿಂದ ಉದ್ರಿಕ್ತರಾಗಿ ಅವರು ನಿಯಂತ್ರಣ ಕಳೆದುಕೊಳ್ಳಲಿಲ್ಲ. ಅವುಗಳ ವಿರುದ್ಧ ಸತ್ಯಕ್ಕೆ ವಿರುದ್ಧವಾದ ಅಥವಾ ಪರಿಸ್ಥಿತಿಯನ್ನು ಸುಧಾರಿಸುವ ಬದಲು ಬಿಗಡಾಯಿಸಿ ಬಿಡಬಹುದಾದಂತಹ ಯಾವುದೇ ಕ್ರಮವನ್ನು ಅವರು ಕೈಗೊಳ್ಳಲಿಲ್ಲ.

18. ಇದು ಬಾರಿ ಬಾರಿಗೂ ಮುಸ್ಲಿಮರ ಮನಸ್ಸನ್ನು ಕಾಡುತ್ತಿದ್ದ ಪ್ರಶ್ನೆಗೆ ನೀಡಲಾದ ಉತ್ತರ. ಮಸ್ಜಿದುಲ್ ಹರಾಮ್‌ನೊಳಗೆ ಪ್ರವೇಶಿಸಿ ಅಲ್ಲಾಹನ ಭವನದ ಪ್ರದಕ್ಷಿಣೆ ಮಾಡುತ್ತಿರುವುದಾಗಿ ಪ್ರವಾದಿವರ್ಯರ(ಸ) ಕನಸು ಕಂಡಿದ್ದಾರೆ. ಆದರೆ ನಾವಾದರೂ ಉಮ್ರಾವನ್ನೂ ಮಾಡದೆ ಹಿಂದಿರುಗುತ್ತಿದ್ದೇವೆ. ಇದೇಕೆ ಹೀಗಾಯಿತು?

19. ಈ ಆತ್ಮಾಸನೆ ಮುಂದಿನ ವರ್ಷ 'ದುಲ್‌ಕಾದ್' ಹಿ.ಶ. 7ರಲ್ಲಿ ಈಡೇರಿತು. ಇತಿಹಾಸದಲ್ಲಿ ಈ ಉಮ್ರಾ 'ಉಮ್ರತುಲ್ ಕರ್ಮಾ' ಎಂಬ ಹೆಸರಿನಿಂದ ಪ್ರಸಿದ್ಧವಿದೆ.


20. ಈ ಸಂದರ್ಭದಲ್ಲಿ ಪ್ರಸ್ತುತ ಮಾತು ಹೇಳಲು ಕಾರಣವೇನೆಂದರೆ, ಹುದೈಬಿಯಾದಲ್ಲಿ ಶಾಂತಿ ಒಡಂಬಡಿಕೆಯನ್ನು ಬರೆಯಲಾಗುತ್ತಿದ್ದ ಸಂದರ್ಭದಲ್ಲಿ ಪ್ರವಾದಿವರ್ಯರ(ಸ) ಹೆಸರಿನ ಜತೆಗೆ 'ರಸೂಲುಲ್ಲಾಹ್' (ಅಲ್ಲಾಹನ ಪ್ರವಾದಿ) ಎಂಬ ಪದವನ್ನು ಬರೆಯುವ ಬಗ್ಗೆ ಮಕ್ಕಾದ ಸತ್ಯನಿಷೇಧಿಗಳು ಆಕ್ಷೇಪ ವ್ಯಕ್ತಪಡಿಸಿದರು. ಅದಕ್ಕಾಗಿ, ಮುಹಮ್ಮದ್‌ರು(ಸ) ಓರ್ವ ಪ್ರವಾದಿಯಾಗಿದ್ದಾರೆ ಎಂಬ ವಿಚಾರ ಒಂದು

29. ಮುಹಮ್ಮದ್ ಅಲ್ಲಾಹನ ಸಂದೇಶವಾಹಕರಾಗಿರುತ್ತಾರೆ. ಅವರ ಜೊತೆಗಿರುವವರು ಸತ್ಯನಿಷೇಧಿಗಳ ಪಾಲಿಗೆ ಕಠಿಣರೂ²¹ ಪರಸ್ಪರ ಕರುಣಾಳುಗಳೂ²² ಆಗಿರುತ್ತಾರೆ. ಅವರು ಬಾಗಿರುವ ಮತ್ತು ಸಾಷ್ಟಾಂಗವೆರಿಗಿರುವ ಸ್ಥಿತಿಯಲ್ಲಿ ಇರುವುದನ್ನು ಹಾಗೂ ಅಲ್ಲಾಹನ ಅನುಗ್ರಹ ಮತ್ತು ಅವನ ಸಂಪ್ರೀತಿಯನ್ನು ಅರಸುವುದರಲ್ಲಿ ತಲ್ಲೀನರಾಗಿರುವುದನ್ನು ನೀವು ಕಾಣುವಿರಿ. ಸಾಷ್ಟಾಂಗವೆರಿಗಿದುದರ ಗುರುತುಗಳು ಅವರ ಮುಖಗಳಲ್ಲಿವೆ. ಆ ಮೂಲಕ ಅವರು ಪ್ರತ್ಯೇಕವಾಗಿ ಗುರುತಿಸಲ್ಪಡುತ್ತಾರೆ.²³ ಇದು ತೌರಾತ್‌ನಲ್ಲಿರುವ, ಅವರ ಗುಣವಿಶೇಷವಾಗಿದೆ. ಇಂಜೀಲ್‌ನಲ್ಲಿ ಅವರ ಉದಾಹರಣೆಯನ್ನು ಹೀಗೆ ಕೊಡಲಾಗಿದೆ. ಒಂದು ಪೈರು, ಅದು ಮೊದಲು ಮೊಳೆಯಿತು, ತರುವಾಯ ಅದನ್ನು ಬಲಪಡಿಸಿತು, ಅನಂತರ ಅದು ಪಕ್ಕವಾಯಿತು, ಆ ಬಳಿಕ ತನ್ನ ಕಾಂಡದ ಮೇಲೆ ನಿಂತು ಬಿಟ್ಟಿತು. ಕೃಷಿ ಮಾಡುವವರನ್ನು ಅದು ಸಂತೋಷಪಡಿಸುತ್ತದೆ- ಸತ್ಯನಿಷೇಧಿಗಳು ಅವುಗಳ ಬೆಳವಣಿಗೆಯ ಬಗ್ಗೆ ಅಸೂಯೆ ಪಡುವಂತಾಗಲು. ಸತ್ಯವಿಶ್ವಾಸವಿರಿಸಿಕೊಂಡು ಸತ್ಯರ್ಮವೆಸಗಿದ ಕೂಟದವರಿಗೆ ಅಲ್ಲಾಹನು ಕ್ಷಮೆ ಮತ್ತು ಅತಿ ದೊಡ್ಡ ಪ್ರತಿಫಲದ ವಾಗ್ದಾನವಿತ್ತಿರುತ್ತಾನೆ.

مُحَمَّدٌ رَسُولُ اللَّهِ وَالَّذِينَ مَعَهُ
أَشِدَّاءُ عَلَى الْكُفَّارِ رُحَمَاءُ بَيْنَهُمْ
تَرَاهُمْ رُكَّعًا سُجَّدًا يَبْتَغُونَ فَضْلًا
مِّنَ اللَّهِ وَرِضْوَانًا نَّسِيئًا لَهُمْ فِي
وُجُوهِهِمْ مِّنْ آثَرِ السُّجُودِ ذَٰلِكَ
مَثَلُهُمْ فِي التَّوْرَةِ وَمَثَلُهُمْ فِي
الْإِنْجِيلِ مِثْلُ كَرْزِجٍ أَخْرَجَ شَطْعًا
فَأَنزَلَهُ فَاسْتَغَلَظَ فَاسْتَوَىٰ عَلَى
سَوْقِهِ يُعْجِبُ الرُّسُلَ لِمُعْجِزَاتِهِ
الْكُفَّارُ وَعَدَّ اللَّهُ الَّذِينَ آمَنُوا
وَعَمِلُوا الصَّالِحَاتِ مِنْهُمْ مَغْفِرَةً
وَ أَجْرًا عَظِيمًا ﴿٢٩﴾

ವಾಸ್ತವಿಕತೆಯಾಗಿದೆ. ಅದನ್ನು ಯಾರಾದರೂ ನಂಬುವುದರಿಂದ ಅಥವಾ ನಂಬದಿರುವುದರಿಂದ ಯಾವುದೇ ವ್ಯತ್ಯಾಸ ಉಂಟಾಗುವುದಿಲ್ಲ. ಅದನ್ನು ಕೆಲವರು ನಂಬಲು ಸಿದ್ಧರಿಲ್ಲವೆಂದಾದರೆ ಅವರು ನಂಬದಿರಲಿ. ಅವರು ಪ್ರವಾದಿಯಾಗಿದ್ದಾರೆ ಎಂಬ ವಾಸ್ತವಿಕತೆಗೆ ಅಲ್ಲಾಹನ ಸಾಕ್ಷ್ಯವಷ್ಟೇ ಸಾಕು ಎಂದು ಹೇಳಲಾಗಿದೆ.

21. ಅರಬಿ ಭಾಷೆಯಲ್ಲಿ 'ಫುಲಾನುನ್ ಶದೀದುನ್ ಅಲ್ಯೆಹಿ' ಅರ್ಥಾತ್ ಆ ವ್ಯಕ್ತಿ ಅವನ ಪಾಲಿಗೆ ಕಠೋರನಾಗಿದ್ದಾನೆ ಎಂದು ಹೇಳಲಾಗುತ್ತದೆ. ಅದರ ಅರ್ಥ ಅವನನ್ನು ಮಣಿಸುವುದು, ಅಧೀನಗೊಳಿಸುವುದು ಮತ್ತು ತನ್ನ ಅಭೀಷ್ಟಕ್ಕೆ ಬದ್ಧಗೊಳಿಸುವುದು ತ್ರಾಸದಾಯಕ ಎಂದಾಗಿದೆ. ಪ್ರವಾದಿವರ್ಯರ(ಸ) ಅನುಚರರು ಸತ್ಯನಿಷೇಧಿಗಳ ಪಾಲಿಗೆ ಕಠೋರರಾಗಿದ್ದಾರೆ ಎಂದರೆ ಅವರನ್ನು ಮೇಣದಿಂದ ರಚಿಸಿದ ಗೊಂಬೆಯಂತೆ ಸತ್ಯನಿಷೇಧಿಗಳು ಯಾವ ಕಡೆಗೆ ಬೇಕಾದರೂ ತಿರುಗಿಸಲು ಸಾಧ್ಯವಿಲ್ಲ. ಸತ್ಯನಿಷೇಧಿಗಳಿಗೆ ಸುಲಭವಾಗಿ ನುಂಗಲು ಸಾಧ್ಯವಾಗುವ ಮೇವಿನಂತೆ ಅವರು ಇರಲಾರರು. ಅವರನ್ನು ಯಾವುದೇ ರೀತಿಯ ಬೆದರಿಕೆಯಿಂದ ಮಣಿಸಲು ಸಾಧ್ಯವಿಲ್ಲ. ಯಾವುದೇ ರೀತಿಯ ಪ್ರಲೋಭನೆಯಿಂದ ಅವರನ್ನು ಖರೀದಿಸಲು ಸಾಧ್ಯವಿಲ್ಲ. ಯಾವ ಉನ್ನತ ಉದ್ದೇಶಕ್ಕಾಗಿ ಅವರು ಜೀವದ ಹಂಗು ತೊರೆದು ಪ್ರವಾದಿವರ್ಯರೊಂದಿಗೆ(ಸ) ಸಹಕರಿಸಲು ಸನ್ನದ್ಧರಾಗಿದ್ದಾರೋ ಅದರಿಂದ ವಿಮುಖಗೊಳಿಸುವ ಶಕ್ತಿ ಸತ್ಯನಿಷೇಧಿಗಳಲ್ಲಿಲ್ಲ.
22. ಅರ್ಥಾತ್- ಅವರ ಕಠೋರತೆ ಏನಿದ್ದರೂ ಅದು ಧರ್ಮದ ಶತ್ರುಗಳ ಪಾಲಿಗೆ ಮಾತ್ರ, ಸತ್ಯವಿಶ್ವಾಸಿಗಳ ಪಾಲಿಗೆಲ್ಲ. ಸತ್ಯವಿಶ್ವಾಸಿಗಳ ಪಾಲಿಗೆ ಅವರು ಮೃದು ಹೃದಯಿಗಳಾಗಿದ್ದಾರೆ. ಕರುಣಾಳುಗಳೂ, ಪ್ರೀತ್ಯಾದರ ಉಳ್ಳವರೂ, ಸಹಾನುಭೂತಿ ಮತ್ತು ಸ್ಪಂದನ ಹೊಂದಿದವರೂ ಆಗಿದ್ದಾರೆ. ತತ್ವಾರ್ಥ ಮತ್ತು ಉದ್ದೇಶದ ಸಾಮ್ಯತೆಯು ಅವರ ನಡುವೆ ಪರಸ್ಪರ ಪ್ರೀತಿ, ಹಿತಚಿಂತನೆ ಮತ್ತು ಹೊಂದಾಣಿಕೆಯನ್ನು ಬೆಳೆಸಿದೆ.
23. ಕೆಲವು ನಮಾಝ್ ಮಾಡುವವರ ಹಣೆಯಲ್ಲಿ ದಡ್ಡುಗಟ್ಟಿದ ಕಲೆಯ ಕುರಿತು ಈ ಮಾತು ಹೇಳಲಾಗಿದೆ. ಬದಲಾಗಿ ಇದರ ಅರ್ಥ ದೇವನ ಮುಂದೆ ಬಾಗುವುದರಿಂದ ಸ್ವಾಭಾವಿಕವಾಗಿಯೇ ವ್ಯಕ್ತಿಯ ಮುಖದಲ್ಲಿ ವ್ಯಕ್ತವಾಗುವ ದೇವಭಯ, ಮೃದುಹೃದಯ, ಸಜ್ಜನಿಕೆ ಮತ್ತು ಸಚ್ಚಾರಿತ್ರ್ಯದ ಲಕ್ಷಣಗಳಾಗಿವೆ. ಮುಹಮ್ಮದ್‌ರ(ಸ) ಸಂಗಾತಿಗಳು ಹೇಗಿದ್ದರೆಂದರೆ ಜನರು ಅವರನ್ನು ನೋಡಿದ ತಕ್ಷಣ ಇವರು ಸಚ್ಚರಿತರಾಗಿದ್ದಾರೆ ಎಂದು ಅರಿತುಕೊಳ್ಳುತ್ತಾರೆ. ಏಕೆಂದರೆ ಅವರ ಮುಖ ದೇವಭಕ್ತಿಯ ಕಾಂತಿಯಿಂದ ಪ್ರಜ್ವಲಿಸುತ್ತಿರುತ್ತದೆ ಎಂದು ಹೇಳುವುದು ಅಲ್ಲಾಹನ ಮಾತಿನ ಇಂಗಿತವಾಗಿದೆ.



(ಅವತೀರ್ಣ - ಮದೀನಾದಲ್ಲಿ)



ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಸತ್ಯವಿಶ್ವಾಸಿಗಳೇ, ಅಲ್ಲಾಹ್ ಮತ್ತು ಅವನ ಸಂದೇಶವಾಹಕರನ್ನು ಮೀರಿ ಮುನ್ನಡೆಯ ಬೇಡಿರಿ! ಮತ್ತು ಅಲ್ಲಾಹನನ್ನು ಭಯಪಡಿರಿ. ಅಲ್ಲಾಹನು ಸರ್ವವನ್ನೂ ಆಲಿಸುವವನು ಮತ್ತು ಬಲ್ಲವನಾಗಿದ್ದಾನೆ.
2. ಸತ್ಯವಿಶ್ವಾಸಿಗಳೇ, ನಿಮ್ಮ ಧ್ವನಿಯನ್ನು ಪ್ರವಾದಿವರ್ಯರ ಧ್ವನಿಗಿಂತ ಎತ್ತರಿಸಬೇಡಿರಿ ಮತ್ತು ನೀವು ಪರಸ್ಪರರೊಡನೆ ಮಾತನಾಡುವಂತೆ ಪ್ರವಾದಿವರ್ಯರೊಡನೆ ಉಚ್ಚ ಸ್ವರದಿಂದ ಮಾತನಾಡಬೇಡಿರಿ- ನಿಮಗೆ ಅರಿವೇ ಇಲ್ಲದಂತೆ ನಿಮ್ಮ ಕರ್ಮಗಳೆಲ್ಲವೂ ನಷ್ಟವಾಗಿ ಬಿಡದಿರಲಿ.
3. ಅಲ್ಲಾಹನ ಸಂದೇಶವಾಹಕರ ಸನ್ನಿಧಿಯಲ್ಲಿ ಮಾತನಾಡುವಾಗ ತಮ್ಮ ಧ್ವನಿಯನ್ನು ತಗ್ಗಿಸಿಕೊಳ್ಳುವವರ ಹೃದಯಗಳನ್ನು ಅಲ್ಲಾಹನು 'ಧರ್ಮನಿಷ್ಠೆ'ಗಾಗಿ ಪರೀಕ್ಷಿಸಿದ್ದಾನೆ.² ಅವರಿಗೆ ಕ್ಷಮೆಯೂ ಅತಿ ದೊಡ್ಡ ಪ್ರತಿಫಲವೂ ಇದೆ.
4. ಸಂದೇಶವಾಹಕರೇ, ನಿಮ್ಮನ್ನು ಮನೆಗಳ ಹೊರಗಿನಿಂದ ಕೂಗಿ ಕರೆಯುವವರ ಪೈಕಿ ಹೆಚ್ಚಿನವರು ತಿಳಿಗೇಡಿಗಳಾಗಿದ್ದಾರೆ.

بِسْمِ اللَّهِ الرَّحْمَنِ الرَّحِيمِ

يَا أَيُّهَا الَّذِينَ آمَنُوا لَا تَقْدُمُوا بَيْنَ يَدَيْ اللَّهِ وَرَسُولِهِ وَاتَّقُوا اللَّهَ إِنَّ اللَّهَ شَهِيدٌ عَلَيْكُمْ ①

يَا أَيُّهَا الَّذِينَ آمَنُوا لَا تَرْفَعُوا أَصْوَاتَكُمْ فَوْقَ صَوْتِ النَّبِيِّ وَلَا تَجْهَرُوا لَهُ بِالْقَوْلِ كَجَهْرِ بَعْضِكُمْ لِبَعْضٍ أَنْ تَحْبَطَ أَعْمَالُكُمْ وَأَنْتُمْ لَا تَشْعُرُونَ ①

إِنَّ الَّذِينَ يَغُضُّونَ أَصْوَاتَهُمْ عِنْدَ رَسُولِ اللَّهِ أُولَئِكَ الَّذِينَ امْتَحَنَ اللَّهُ قُلُوبَهُمْ لِلتَّقْوَى لَهُم مَّغْفِرَةٌ ① وَأَجْرٌ عَظِيمٌ

إِنَّ الَّذِينَ ينادُونَكَ مِنْ مَوَاطِنَ الْحُجُرَاتِ أَكْثَرُهُمْ لَا يَعْقِلُونَ ①

1. ಅರ್ಥಾತ್- ಅಲ್ಲಾಹ್ ಮತ್ತು ರಸೂಲರನ್ನು ಮೀರಿ ನಡೆಯದಿರಿ. ಅವರ ಹಿಂದೆ ನಡೆಯಿರಿ. ಅವರ ಮುಂದಾಳುಗಳಾಗಬೇಡಿ. ಹಿಂಬಾಲಕರಾಗಿರಿ. ನಿಮ್ಮ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮುಂದುವರಿದು ಸ್ವನಿರ್ಧಾರ ಕೈಗೊಳ್ಳದಿರಿ. ಬದಲಾಗಿ ಅಲ್ಲಾಹನ ಗ್ರಂಥ ಮತ್ತು ಅವನ ಪ್ರವಾದಿಯ ಚರ್ಚೆಯಲ್ಲಿ ಅವುಗಳ ಕುರಿತು ಯಾವ ಆದೇಶ ನೀಡಲಾಗಿದೆ ಎಂದು ಮೊದಲು ನೋಡಿಕೊಳ್ಳಿರಿ.
2. ಅರ್ಥಾತ್- ಯಾರು ಅಲ್ಲಾಹನ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೋ ಮತ್ತು ಯಾರು ಪರೀಕ್ಷೆಗಳ ಮೂಲಕ ದಾಟಿ ಮನಸ್ಸಿನಲ್ಲಿ ನಿಜವಾಗಿಯೂ 'ದೇವಭಕ್ತಿ' ಇದೆಯೆಂದು ಸಾಬೀತು ಪಡಿಸಿದ್ದಾರೋ ಅವರೇ ಅಲ್ಲಾಹನ ಪ್ರವಾದಿಯ ಬಗ್ಗೆ ತೋರಬೇಕಾದ ಗೌರವಾದರಗಳನ್ನು ಗಮನಿಸುವವರಾಗಿದ್ದಾರೆ. ಪ್ರವಾದಿಯ ಬಗ್ಗೆ ಗೌರವಾದರ ಇಲ್ಲದ ಹೃದಯ ದೇವಭಕ್ತಿಯಿಂದಲೂ ಮುಕ್ತವಾಗಿರುತ್ತದೆ ಎಂದೂ ಈ ವಾಣಿಯಿಂದ ವ್ಯಕ್ತವಾಗುತ್ತದೆ.

5. ನೀವು ಹೊರ ಬರುವ ತನಕ ಅವರು ತಾಳ್ಮೆ ವಹಿಸುತ್ತಿದ್ದರೆ ಅದು ಅವರಿಗೇ ಒಳ್ಳೆಯದಿತ್ತು.³ ಅಲ್ಲಾಹನು ಕ್ಷಮಾಶೀಲನೂ ಕರುಣಾ ನಿಧಿಯೂ ಆಗಿರುತ್ತಾನೆ.

وَلَوْ أَنَّهُمْ صَبَرُوا حَتَّىٰ تَخْرُجَ إِلَيْهِمْ
لَكَانَ خَيْرًا لَّهُمْ وَاللَّهُ غَفُورٌ رَّحِيمٌ ③

6. ಸತ್ಯವಿಶ್ವಾಸಿಗಳೇ, ಕರ್ಮಭ್ರಷ್ಟನೊಬ್ಬನು ನಿಮ್ಮ ಬಳಿಗೇನಾದರೂ ಸುದ್ದಿ ತಂದರೆ ಆ ಕುರಿತು ತನಿಖೆ ಮಾಡಿರಿ. (ಏಕೆಂದರೆ) ನೀವು ಪ್ರಮಾದವಶಾತ್ ಒಂದು ಸಮೂಹಕ್ಕೆ ಹಾನಿ ಮಾಡಿ ಆ ಬಳಿಕ ನಿಮ್ಮ ಕೃತ್ಯದ ಬಗ್ಗೆ ಪಶ್ಚಾತ್ತಾಪ ಪಡುವಂತಾಗಬಾರದು.⁴

يَا أَيُّهَا الَّذِينَ آمَنُوا إِن جَاءَكُمْ
فَاسِقٌ بِبَيِّنَاتٍ فَتَبَيَّنُوا أَن تُصِيبُوا
قَوْمًا بِجَهَالَةٍ فَتُصِحُّوا عَلَىٰ مَا
فَعَلْتُمْ نُدُومِينَ ④

7-8. ನಿಮ್ಮ ನಡುವೆ ಅಲ್ಲಾಹನ ಸಂದೇಶವಾಹಕರಿದ್ದಾರೆ ಎಂಬುದನ್ನು ಚೆನ್ನಾಗಿ ತಿಳಿದುಕೊಳ್ಳಿರಿ. ಹೆಚ್ಚಿನ ವಿಷಯಗಳಲ್ಲಿ, ಅವರು ನಿಮ್ಮ ಮಾತನ್ನು ಅನುಸರಿಸಿದರೆ, ನೀವು ಸ್ವತಃ ಸಂಕಷ್ಟಕ್ಕೊಳಗಾಗುವಿರಿ. ಆದರೆ, ಅಲ್ಲಾಹನು ನಿಮಗೆ ಸತ್ಯವಿಶ್ವಾಸವನ್ನು ಪ್ರಿಯಗೊಳಿಸಿದನು. ಅದನ್ನು ನಿಮ್ಮ ಮನಸ್ಸಿಗೆ ಆಕರ್ಷಕವಾಗಿ ಮಾಡಿದನು ಮತ್ತು ಸತ್ಯನಿಷೇಧ, ಕರ್ಮಭ್ರಷ್ಟತೆ ಹಾಗೂ ಆಜ್ಞೋಲ್ಲಂಘನೆಯ ಬಗ್ಗೆ ನೀವು ಜಿಗುಪ್ಸೆ ತಾಳುವಂತೆ ಮಾಡಿದನು. ಇಂತಹವರೇ ಅಲ್ಲಾಹನ ಅನುಗ್ರಹ ಹಾಗೂ ಕೃಪೆಯಿಂದ ಸನ್ಮಾರ್ಗಗಾಮಿಗಳಾಗಿರುವರು. ಅಲ್ಲಾಹನು ಸರ್ವಜ್ಞನೂ ಯುಕ್ತವಂತನೂ ಆಗಿರುತ್ತಾನೆ.

وَاعْلَمُوا أَن فِيكُمْ رَسُولَ اللَّهِ لَوْ
يُطِيعُكُمْ فِي كَثِيرٍ مِّنَ الْأَمْرِ لَعَنِتُّمْ
وَلَكِنَّ اللَّهَ حَبَّبَ إِلَيْكُمُ الْإِيمَانَ
وَتَرَيْتَهُ فِي قُلُوبِكُمْ وَكَرَّهَتْ إِلَيْكُمُ
الْكُفْرَ وَالْفُسُوقَ وَالْعِصْيَانَ أُولَٰئِكَ
هُمُ الرُّشِدُونَ ⑤ فَضَلَّ اللَّهُ
وَنِعْمَةً ⑥ وَاللَّهُ عَلِيمٌ حَكِيمٌ ⑦

9. ಸತ್ಯವಿಶ್ವಾಸಿಗಳಲ್ಲಿ ಎರಡು ಗುಂಪುಗಳು ಪರಸ್ಪರ ಜಗಳಾಡಿದರೆ,⁵ ಅವರ ನಡುವೆ ಸಂಧಾನ ಮಾಡಿಸಿರಿ. ಅವರಲ್ಲಿ ಒಂದು ಗುಂಪು

وَإِن طَائِفَتَيْنِ مِنَ الْمُؤْمِنِينَ
فَاتَّخَذُوا بَيْنَهُمَا عِزًا بِمَا

3. ಅರೇಬಿಯಾದ ಸುತ್ತಮುತ್ತಲಿನಿಂದ ಬರುವವರಲ್ಲಿ ಕೆಲವು ಅಸಭ್ಯ ವ್ಯಕ್ತಿಗಳೂ ಇದ್ದರು. ಅವರು ಪ್ರವಾದಿವರ್ಯರನ್ನು(ಸ) ಭೇಟಿಯಾಗಲು ಬರುವಾಗ ಸೇವಕನ ಮೂಲಕ ಸುದ್ದಿ ಮುಟ್ಟಿಸುವ ಗೊಡವೆಗೂ ಹೋಗುತ್ತಿರಲಿಲ್ಲ. ಬದಲಾಗಿ ಪ್ರವಾದಿ ಪತ್ನಿಯರ ಕೊಠಡಿಗಳನ್ನು ಸುತ್ತಿ ಹೊರಗೆಯೇ ನಿಂತು ಕೂಗಿ ಕರೆಯುತ್ತಿದ್ದರು. ಆ ವ್ಯಕ್ತಿಗಳ ಇಂತಹ ಧೋರಣೆಯಿಂದ ಪ್ರವಾದಿವರ್ಯರಿಗೆ(ಸ) ತೀವ್ರ ನೋವುಂಟಾಗುತ್ತಿತ್ತು. ಆದರೆ ಅವರು ತಮ್ಮ ಸ್ವಭಾವ ಸಹಜವಾದ ಸೌಜನ್ಯದಿಂದ ಅದನ್ನು ಸಹಿಸಿಕೊಳ್ಳುತ್ತಿದ್ದರು. ಕೊನೆಗೆ ಅಲ್ಲಾಹನು ಸ್ವತಃ ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಿದನು. ಈ ಅರೋಚಕ ನಡವಳಿಕೆಯನ್ನು ಖಂಡಿಸುತ್ತಾ, ಜನರು ಅವರನ್ನು ಭೇಟಿಯಾಗಲು ಬರುವಾಗ ಅವರು ಅಲ್ಲಿರದಿದ್ದರೆ ನಿರಂತರ ಕೂಗಿ ಕರೆಯುವ ಬದಲು ತಾಳ್ಮೆಯಿಂದ ಕುಳಿತು ಅವರು ಸ್ವತಃ ಹೊರಗೆ ಬರುವ ವರೆಗೆ ಕಾಯಬೇಕು ಎಂದು ಅಲ್ಲಾಹನು ನಿರ್ದೇಶಿಸಿತ್ತನು.

4. ಈ ಸೂಕ್ತದ ಮೂಲಕ ಮುಸ್ಲಿಮರಿಗೆ ಒಂದು ತಾತ್ವಿಕ ನಿರ್ದೇಶನ ಕೊಡಲಾಗಿದೆ. ದೊಡ್ಡ ಪರಿಣಾಮವನ್ನುಂಟು ಮಾಡಬಹುದಾದ ಪ್ರಮುಖ ಸುದ್ದಿ ನಿಮಗೆ ತಲಪಿದರೆ ಸುದ್ದಿ ತರುವವನು ಎಂತಹ ವ್ಯಕ್ತಿ ಎಂದು ಮೊದಲು ನೋಡಿಕೊಳ್ಳಿರಿ. ಅವನು ಧರ್ಮಭ್ರಷ್ಟನಾಗಿದ್ದರೆ, ಅರ್ಥಾತ್ ಅವನು ವಿಶ್ವಾಸಾರ್ಹ ವ್ಯಕ್ತಿಯಲ್ಲವೆಂದು ಮೇಲ್ನೋಟಕ್ಕೆ ವ್ಯಕ್ತವಾಗುತ್ತಿದ್ದರೆ ಅವನು ತಲಪಿಸಿದ ಸುದ್ದಿಯನ್ನು ಪಾಲಿಸುವ ಮೊದಲು ಸತ್ಯಸಂಗತಿ ಏನೆಂದು ಪರಾಂಬರಿಸಿ ಕೊಳ್ಳಿರಿ.

5. "ಸತ್ಯವಿಶ್ವಾಸಿಗಳ ಪೈಕಿ ಎರಡು ಗುಂಪಿನವರು ಪರಸ್ಪರ ಜಗಳಾಡಿದರೆ" ಎಂದು ಇಲ್ಲಿ ಹೇಳಲಾಗಿಲ್ಲ. ಬದಲಾಗಿ, "ಸತ್ಯವಿಶ್ವಾಸಿಗಳ ಪೈಕಿ ಎರಡು ಗುಂಪಿನ ನಡುವೆ ಜಗಳ ಆಗಿ ಬಿಟ್ಟರೆ" ಎಂದು ಹೇಳಲಾಗಿದೆ. ಪರಸ್ಪರ ಜಗಳಾಡುವುದು ಮುಸ್ಲಿಮರಿಗೆ ಭೂಷಣವಲ್ಲ ಮತ್ತು ಹಾಗೆ ಎಂದೂ ಆಗಬಾರದು ಎಂಬ ಆಶಯ ಈ ಪದಗಳಿಂದ ಧ್ವನಿಸುತ್ತವೆ. ಅವರು ಸತ್ಯವಿಶ್ವಾಸಿಗಳಾಗಿರುತ್ತಾ ಪರಸ್ಪರ

ಇನ್ನೊಂದು ಗುಂಪಿನ ಮೇಲೆ ಅತಿರೇಕವೆಸಗಿದರೆ, ಅತಿರೇಕವೆಸಗಿದವರು ಅಲ್ಲಾಹನ ಆದೇಶದಡೆಗೆ ಮರಳಿ ಬರುವ ವರೆಗೂ ಅವರ ವಿರುದ್ಧ ಹೋರಾಡಿರಿ. ತರುವಾಯ ಅವರು ಮರಳಿ ಬಂದರೆ, ಅವರ ಮಧ್ಯೆ ನ್ಯಾಯಪೂರ್ಣ ಸಂಧಾನ ಮಾಡಿಸಿಬಿಡಿರಿ ಮತ್ತು ನ್ಯಾಯವನ್ನು ಪಾಲಿಸಿರಿ. ಅಲ್ಲಾಹನು ನ್ಯಾಯ ಪರಿಪಾಲಕರನ್ನು ಪ್ರೀತಿಸುತ್ತಾನೆ.

10. ಸತ್ಯವಿಶ್ವಾಸಿಗಳಂತು ಪರಸ್ಪರ ಸಹೋದರರು. ಆದುದರಿಂದ ನಿಮ್ಮ ಸಹೋದರರ ನಡುವೆ ಸಂಬಂಧಗಳನ್ನು ಸರಿಪಡಿಸಿರಿ ಮತ್ತು ಅಲ್ಲಾಹನಿಗೆ ಭಯಪಡಿರಿ. ನಿಮ್ಮ ಮೇಲೆ ಕೃಪೆ ತೋರಲಾಗುವುದೆಂದು ನಿರೀಕ್ಷಿಸಬಹುದು.

11. ಸತ್ಯವಿಶ್ವಾಸಿಗಳೇ, ಪುರುಷರು ಇತರ ಪುರುಷರನ್ನು ಅಪಹಾಸ್ಯ ಮಾಡಬಾರದು. ಅವರು ಇವರಿಗಿಂತ ಉತ್ತಮರಿರಲೂಬಹುದು ಮತ್ತು ಸ್ತ್ರೀಯರು ಇತರ ಸ್ತ್ರೀಯರನ್ನೂ ಅಪಹಾಸ್ಯ ಮಾಡಬಾರದು. ಅವರು ಇವರಿಗಿಂತ ಉತ್ತಮರಿರಲೂಬಹುದು.⁶ ಪರಸ್ಪರರನ್ನು ನಿಂದಿಸಬೇಡಿರಿ⁷ ಮತ್ತು ಒಬ್ಬರು ಇನ್ನೊಬ್ಬರನ್ನು ಅಡ್ಡ ಹೆಸರಿನಿಂದ ಕರೆಯಬೇಡಿರಿ. ಸತ್ಯವಿಶ್ವಾಸ ಸ್ವೀಕರಿಸಿದ ಬಳಿಕ ಕರ್ಮ ಭ್ರಷ್ಟತೆಯಲ್ಲಿ ಹೆಸರು ಗಳಿಸುವುದು ಬಹಳ ಕೆಟ್ಟದು.⁸ ಈ ನಿಲುವೆಯನ್ನು ತೊರೆಯದವರು ಅಕ್ರಮಿಗಳಾಗಿರುವರು.

عَلَى الْاٰخِرٰى فَاَتٰلُوا الَّتٰى تَبٰىعٰى حَتّٰى
تَفِيءَ اِلٰى اَمْرِ اللّٰهِ فَاِنَّ فَاٰتٍ
فَاَصْلِحُوْا بَيْنَهُمَا بِالْعَدْلِ وَاَقْسَطُوْا
اِنَّ اللّٰهَ يُحِبُّ الْمُقْسِطِيْنَ ⑩

اِنَّمَا الْمُؤْمِنُوْنَ اِخْوَةٌ وَاَصْلِحُوْا بَيْنَ
اٰخْوَانِكُمْ وَاَتَّقُوا اللّٰهَ لَعَلَّكُمْ تُرْحَمُوْنَ ⑩

يٰۤاَيُّهَا الَّذِيْنَ اٰمَنُوْا لَا يَسْخَرُوْكُمْ
مِّنْ قَوْمٍ عَسٰى اَنْ يَّكُوْنُوْا خَيْرًا
مِّنْهُمْ وَلَا يَسْأَلُوْكُمْ عَسٰى
اَنْ يَّكُوْنَ خَيْرًا مِّنْهُمْ وَلَا تَلْمِزُوْا
اَنْفُسَكُمْ وَلَا تَنَابَزُوْا بِاللُّغَابِ
بِئْسَ الْاِسْمُ الْفُسُوْقِ بَعْدَ الْاِيْمَانِ
وَمَنْ يَّمُرْ بِشَيْءٍ فَاُولٰٓئِكَ هُمُ الظّٰلِمُوْنَ ⑩

ಜಗಳಾಡುವುದು ನಿರೀಕ್ಷೆಗೆ ನಿಲುವಂತಹ ವಿಚಾರವೂ ಅಲ್ಲ. ಆದರೆ ಅಪ್ಪಿತಪ್ಪಿ ಎಲ್ಲಾದರೂ ಹೀಗೆ ಸಂಭವಿಸಿದರೆ ಮುಂದೆ ವಿವರಿಸಲಾಗಿರುವಂತಹ ಕಾರ್ಯನೀತಿಯನ್ನು ಅನುಸರಿಸಬೇಕು.

6. ಅಪಹಾಸ್ಯ ಮಾಡುವುದೆಂದರೆ ಕೇವಲ ನಾಲಗೆಯಿಂದ ಅಪಹಾಸ್ಯ ಮಾಡುವುದಲ್ಲ. ಬದಲಾಗಿ ಯಾರದಾದರೂ ಅನುಕರಣೆ ಮಾಡುವುದು, ಯಾರನ್ನಾದರೂ ಬೊಟ್ಟು ಮಾಡಿ ತೋರಿಸುವುದು, ವ್ಯಕ್ತಿಯ ಮಾತು, ಕೃತಿ, ರೂಪ ಅಥವಾ ಉಡುಪಿನ ಬಗ್ಗೆ ನಗೆಯಾಡುವುದು, ಒಬ್ಬನ ದೌರ್ಬಲ್ಯ ಅಥವಾ ದೋಷದ ಬಗ್ಗೆ ಅವನು ನಗೆಪಾಟಲಿಗೆ ಗುರಿಯಾಗುವಂತೆ ಪ್ರಸ್ತಾಪ ಮಾಡುವುದು ಮುಂತಾದವುಗಳೆಲ್ಲವೂ ಅಪಹಾಸ್ಯದ ಸಾಲಿಗೆ ಸೇರಿವೆ.
7. ನಿಂದಿಸುವುದೆಂದರೆ ಮನನೋಯಿಸುವುದು, ವ್ಯಂಗ್ಯಕ್ಕೀಡು ಮಾಡುವುದು, ಆಕ್ಷೇಪವೆತ್ತುವುದು, ಆರೋಪ ಮಾಡುವುದು, ಹುಳುಕು ಹುಡುಕುವುದು, ಬಹಿರಂಗವಾಗಿ ಅಥವಾ ಗುಪ್ತವಾಗಿ ಯಾರನ್ನಾದರೂ ನಿಂದನೆಗೀಡು ಮಾಡುವುದು ಮುಂತಾದ ಕೆಲಸಗಳೆಲ್ಲವೂ ಸೇರಿವೆ.
8. ವ್ಯಕ್ತಿಯನ್ನು ಅಪಮಾನಕ್ಕೀಡು ಮಾಡುವಂತಹ ಹೆಸರಿನಿಂದ ಕರೆಯಬಾರದು ಮತ್ತು ಬಿರುದು ನೀಡಬಾರದು ಎಂಬುದು ಈ ಆದೇಶದ ಇಂಗಿತ. ಉದಾ: ಒಬ್ಬನನ್ನು ಧರ್ಮಭ್ರಷ್ಟ ಅಥವಾ ಕಪಟವಿಶ್ವಾಸಿ ಎಂದು ಕರೆಯುವುದು, ಒಬ್ಬನನ್ನು ಕುಂಟ, ಕುರುಡ ಅಥವಾ ಒಕ್ಕಣ್ಣನೆನ್ನುವುದು, ಒಬ್ಬನನ್ನು ಅವನ ಅಥವಾ ಅವನ ಮಾತಾಪಿತರ ಇಲ್ಲವೇ ಮನೆತನದ ಯಾವುದಾದರೂ ದೋಷದ ಆಧಾರದಲ್ಲಿ ಹೆಸರಿಟ್ಟು ಕರೆಯುವುದು, ಮುಸ್ಲಿಮನಾದ ನಂತರವೂ ಒಬ್ಬನನ್ನು ಅವನ ಹಿಂದಿನ ಧರ್ಮದ ಆಧಾರದಲ್ಲಿ ಯಹೂದಿ ಅಥವಾ ಕ್ರೈಸ್ತನೆಂದು ಕರೆಯುವುದು, ಒಬ್ಬ ವ್ಯಕ್ತಿ, ಕುಟುಂಬ, ಭ್ರಾತೃತ್ವ ಅಥವಾ ಗುಂಪಿಗೆ ಅಪಮಾನ ಜನಕವಾದ ಹೆಸರಿಡುವುದು ಇತ್ಯಾದಿ. ಮೇಲ್ನೋಟಕ್ಕೆ ಕೆಟ್ಟದ್ದಾಗಿ ಕಂಡರೂ ನಿಂದನೆಯ ಉದ್ದೇಶವಿಲ್ಲದ ಗುರುತಿಸಲಿಕ್ಕಾಗಿ ಉಪಯೋಗಿಸಲ್ಪಡುವ ಬಿರುದುಗಳು ಇದಕ್ಕೆ ಹೊರತಾಗಿವೆ. ಉದಾ: ಕುರುಡು ವೈದ್ಯರು. ಇಂತಹ ಉದ್ದರಣೆಗಳ ಉದ್ದೇಶ ಪರಿಚಯ ಮಾಡಿಸುವುದೇ ಹೊರತು ನಿಂದನೆಯಲ್ಲ.

12. ಸತ್ಯವಿಶ್ವಾಸಿಗಳೇ, ಹೆಚ್ಚಿನ ಗುಮಾನಿಗಳಿಂದ ದೂರವಿರಿ. ನಿಶ್ಚಯವಾಗಿಯೂ ಕೆಲವು ಗುಮಾನಿಗಳು ಪಾಪವಾಗಿವೆ.⁹ ದೋಷಾನ್ವೇಷಣೆ ಮಾಡದಿರಿ.¹⁰ ನಿಮ್ಮಲ್ಲಿ ಯಾರೂ ಯಾರ ಬಗ್ಗೆಯೂ ಪರದೂಷಣೆ ಮಾಡಬಾರದು.¹¹ ನಿಮ್ಮಲ್ಲಿ ಯಾರಾದರೂ ತನ್ನ ಮೃತ ಸಹೋದರನ ಮಾಂಸ ತಿನ್ನುವುದನ್ನು ಇಷ್ಟಪಡುವನೇ?¹² ನೀವು ಸ್ವತಃ ಇದನ್ನು ಅಸಹ್ಯಪಡುತ್ತೀರಿ. ಅಲ್ಲಾಹನನ್ನು ಭಯಪಡಿದಿರಿ, ಅಲ್ಲಾಹನು ಪಶ್ಚಾತ್ತಾಪ ಸ್ವೀಕರಿಸುವವನೂ ಕರುಣಾನಿಧಿಯೂ ಆಗಿರುತ್ತಾನೆ.

يَا أَيُّهَا الَّذِينَ آمَنُوا اجْتَنِبُوا كَثِيرًا
مِّنَ الظَّنِّ إِنَّ بَعْضَ الظَّنِّ إِثْمٌ وَلَا
تَجَسَّسُوا وَلَا يَغْتَبَ بَعْضُكُم بَعْضًا
أَيُّجِبُ أَحَدُكُمْ أَنْ يَأْكُلَ لَحْمَ أَخِيهِ
مَيْتًا فَكَرِهْتُمُوهُ وَاتَّقُوا اللَّهَ إِنَّ
اللَّهَ تَوَّابٌ رَّحِيمٌ¹²

13. ಜನರೇ, ನಾವು ನಿಮ್ಮನ್ನು ಒಬ್ಬ ಪುರುಷ ಮತ್ತು ಒಬ್ಬ

يَا أَيُّهَا النَّاسُ إِنَّا خَلَقْنَاكُمْ مِنْ ذَكَرٍ

9. ಗುಮಾನಿಯಿಂದ ಸಂಪೂರ್ಣವಾಗಿ ತಡೆಯಲಾಗಿಲ್ಲ. ಬದಲಾಗಿ ಹೆಚ್ಚು ಗುಮಾನಿ ಪಡುವುದರಿಂದ ಮತ್ತು ಪ್ರತಿಯೊಂದು ಗುಮಾನಿಯನ್ನೂ ಪಾಲಿಸುವುದರಿಂದ ತಡೆಯಲಾಗಿದೆ. ಕೆಲವೊಂದು ಗುಮಾನಿಗಳು ಪಾಪವಾಗಿರುತ್ತವೆ ಎಂದು ಹೇಳಿರುವುದರ ಜತೆಗೆ ಅದರ ಕಾರಣವನ್ನೂ ತಿಳಿಸಲಾಗಿದೆ. ಒಬ್ಬ ವ್ಯಕ್ತಿ ಯಾವುದೇ ವ್ಯಕ್ತಿಯ ಬಗ್ಗೆ ವಿನಾ ಕಾರಣ ಗುಮಾನಿ ಪಡುವುದು ಪಾಪವಾಗಿದೆ. ಇತರರ ಬಗ್ಗೆ ಅಭಿಪ್ರಾಯ ತಾಳುವಾಗ ಸಂಶಯದಿಂದಲೇ ಆರಂಭಿಸುವುದು ಅಥವಾ ಪ್ರತ್ಯಕ್ಷವಾಗಿಯೇ ಸಭ್ಯರೆಂದು ವ್ಯಕ್ತವಾಗುವ ವ್ಯಕ್ತಿಗಳ ಬಗ್ಗೆ ಸಂಶಯದಿಂದ ವರ್ತಿಸುವುದು ಕೂಡ ಪಾಪವಾಗಿದೆ. ಹಾಗೆಯೇ ಒಬ್ಬ ವ್ಯಕ್ತಿಯ ಮಾತು-ಕೃತಿಯಲ್ಲಿ ಒಳಿತು ಕೆಡುಕುಗಳ ಸಮಾನ ಸಾಧ್ಯತೆಯಿದ್ದರೆ ಅದರ ಬಗ್ಗೆ ಸಂಶಯ ತಾಳಿ ಕೆಡುಕು ಮಾತ್ರ ಇದೆ ಎಂದು ತೀರ್ಮಾನಿಸಿ ಬಿಡುವುದು ಸಹ ಪಾಪವಾಗಿದೆ.
10. ಅರ್ಥಾತ್- ಜನರ ರಹಸ್ಯಗಳನ್ನು ಹುಡುಕದಿರಿ. ಪರಸ್ಪರ ದೋಷಾನ್ವೇಷಣೆ ಮಾಡದಿರಿ. ಇನ್ನೊಬ್ಬನ ಸ್ತಿತಿ ಮತ್ತು ವ್ಯವಹಾರಗಳ ಬೆನ್ನು ಹತ್ತದಿರಿ. ಜನರ ವೈಯಕ್ತಿಕ ಪತ್ರಗಳನ್ನೊದುವುದು, ಇಬ್ಬರ ಮಾತನ್ನು ಕಿವಿಗೊಟ್ಟು ಕೇಳುವುದು, ನೆರೆಮನೆಯಲ್ಲಿ ಇಣುಕುವುದು, ವಿಭಿನ್ನ ರೀತಿಯಿಂದ ಇತರರ ವೈಯಕ್ತಿಕ ಜೀವನ ಅಥವಾ ವ್ಯವಹಾರಗಳನ್ನು ಶೋಧಿಸುವುದು ಇವೆಲ್ಲವೂ ನಿಷೇಧಿಸಲ್ಪಟ್ಟ ದೋಷಾನ್ವೇಷಣೆಯಲ್ಲಿ ಸೇರಿದೆ.
11. 'ಪರನಿಂದ' ಎಂದರೇನೆಂದು ಪ್ರವಾದಿವರ್ಯರೊಡನೆ(ಸ) ಕೇಳಲಾಯಿತು. ಅವರು ಹೇಳಿದರು, "ನೀನು ನಿನ್ನ ಸಹೋದರನ ಬಗ್ಗೆ ಅವನಿಗೆ ಅಸಮಾಧಾನ ಉಂಟಾಗುವಂತಹ ರೀತಿಯಲ್ಲಿ ಪ್ರಸ್ತಾಪಿಸುವುದು." "ನಾನು ಪ್ರಸ್ತಾಪಿಸುವಂತಹ ವಿಷಯ ನನ್ನ ಸಹೋದರನಲ್ಲಿದ್ದರೆ ನಿಮ್ಮ ಅಭಿಪ್ರಾಯವೇನು?" ಎಂದು ಕೇಳಲಾಯಿತು. ಅದಕ್ಕೆ ಅವರು ಹೇಳಿದರು, "ಅವನಲ್ಲಿ ಆ ವಿಷಯ ಇದ್ದಾಗಲೇ ಅದು ಪರನಿಂದ ಎನಿಸಿಕೊಳ್ಳುತ್ತದೆ. ಇಲ್ಲದಿದ್ದರೆ ಅದು ಆರೋಪವೆನಿಸಿಕೊಳ್ಳುತ್ತದೆ." ಒಬ್ಬ ವ್ಯಕ್ತಿಯ ಬೆನ್ನ ಹಿಂದೆ ಅಥವಾ ಅವನ ನಿಧನಾನಂತರ ಅವನ ಕೆಡುಕುಗಳನ್ನು ಪ್ರಸ್ತಾಪಿಸುವ ಅನಿವಾರ್ಯತೆ ಎದುರಾದರೆ ಆ ಅನಿವಾರ್ಯತೆ ಶರೀಅತ್‌ಗೆ ಬದ್ಧವಾಗಿದ್ದರೆ ಮತ್ತು ಪರನಿಂದೆಯ ವಿನಾ ಅದು ಈಡೇರದಿದ್ದರೆ ಹಾಗೂ ಪರನಿಂದೆ ಮಾಡದಿದ್ದರೆ ಅದಕ್ಕಿಂತ ಮಿಗಿಲಾದ ಕೆಡುಕು ತಲೆದೋರುವ ಸಾಧ್ಯತೆಯಿದ್ದರೆ ಅಂತಹ ಸಂದರ್ಭಗಳು ಅದರ ನಿಷೇಧಕ್ಕೆ ಹೊರತಾಗಿವೆ. ಈ ಅಪವಾದವನ್ನು ಪ್ರವಾದಿವರ್ಯರು(ಸ) ತಾತ್ಪ್ರೀಕವಾಗಿ ಹೀಗೆ ವಿವರಿಸಿದ್ದಾರೆ, "ಯಾವುದೇ ಮುಸ್ಲಿಮನ ಘನತೆಯ ಮೇಲೆ ಅನ್ಯಾಯವಾಗಿ ಆಕ್ರಮಣ ನಡೆಸುವುದು ಅತ್ಯಂತ ಹೇಯ ಅತಿಕ್ರಮವಾಗಿದೆ". ಇಲ್ಲಿ 'ಅನ್ಯಾಯವಾಗಿ' ಎಂಬ ಶರತ್ತು ಒಡ್ಡಲಾಗಿರುವುದು 'ನ್ಯಾಯೋಚಿತ'ವಾಗಿ ಹಾಗೆ ಮಾಡುವುದು ಧರ್ಮಸಮ್ಮತವೆಂದು ಸೂಚಿಸುತ್ತದೆ. ಉದಾಹರಣೆಗೆ ಶೋಷಕನ ಬಗ್ಗೆ ಶೋಷಿತನ ದೂರು. ಶೋಷಣೆಯಿಂದ ಮುಕ್ತಗೊಳಿಸಲು ಏನನ್ನಾದರೂ ಮಾಡಬಹುದೆಂಬ ನಿರೀಕ್ಷೆಯಿರುವ ಯಾರ ಮುಂದೆ ಬೇಕಾದರೂ ಅವನು ದೂರಿಕೊಳ್ಳಬಹುದು. ಸುಧಾರಣೆಯ ಉದ್ದೇಶದಿಂದ ಯಾವುದೇ ವ್ಯಕ್ತಿ ಅಥವಾ ಸಮೂಹದ ಕೆಡುಕುಗಳನ್ನು, ಅದನ್ನು ದೂರೀಕರಿಸಲು ಏನನ್ನಾದರೂ ಮಾಡಬಹುದೆಂದು ನಿರೀಕ್ಷೆಯಿರುವ ಜನರ ಮುಂದೆ ಪ್ರಸ್ತಾಪಿಸಬಹುದು. ಧರ್ಮವಿಧಿ ಕೇಳುವ ಉದ್ದೇಶದಿಂದ ಯಾವುದಾದರೂ ಮುಖ್ಯಿಯ ಮುಂದೆ ಯಾವುದೇ ವ್ಯಕ್ತಿಯ ದುಷ್ಕಾರ್ಯಗಳನ್ನು ಪ್ರಸ್ತಾಪಿಸಬಹುದು. ಯಾವುದಾದರೂ ವ್ಯಕ್ತಿಯ ಕೇಡಿನಿಂದ ಸುರಕ್ಷಿತವಾಗಿರಲು ಜನರಿಗೆ ಆ ವ್ಯಕ್ತಿಯ ಕೇಡಿನ ಬಗ್ಗೆ ಎಚ್ಚರಿಕೆ ನೀಡಬಹುದು. ಧರ್ಮಭ್ರಷ್ಟತೆ ಮತ್ತು ದುರಾಚಾರಗಳನ್ನು ಹರಡುತ್ತಿರುವ, ನವೀನಾಚಾರ ಮತ್ತು ಪಥಭ್ರಷ್ಟತೆಗಳನ್ನು ಪ್ರಚುರ ಪಡಿಸುತ್ತಿರುವ ಅಥವಾ ದೇವನ ಸೃಷ್ಟಿಗಳನ್ನು ಧರ್ಮರಾಹಿತ್ಯ ಮತ್ತು ಅಕ್ರಮ ಗೊಂದಲಗಳಲ್ಲಿ ಸಿಲುಕಿಸುತ್ತಿರುವವರ ವಿರುದ್ಧ ಬಹಿರಂಗವಾಗಿ ಸ್ವರವೆಬ್ಬಿಸಬಹುದು.
12. ಹಿಂದಾಡುವುದನ್ನು ಇಲ್ಲಿ ಮೃತ ಸಹೋದರನ ಮಾಂಸ ತಿನ್ನುವುದಕ್ಕೆ ಹೋಲಿಸಲಾಗಿದೆ. ಏಕೆಂದರೆ ಯಾರ ಬಗ್ಗೆ ಅವನ ಅನುಪಸ್ಥಿತಿಯಲ್ಲಿ ನಿಂದಿಸಲಾಗುತ್ತದೋ ಆ ಬಡಪಾಯಿ ಯಾರು ಎಲ್ಲಿ ತನ್ನ ಮಾನಮರ್ಯಾದೆಯ ಮೇಲೆ ದಾಳಿ ನಡೆಸುತ್ತಿದ್ದಾನೆ ಎಂಬ ಬಗ್ಗೆ ಅಜ್ಜನಾಗಿರುತ್ತಾನೆ.

ಸ್ತ್ರೀಯಿಂದ ಉಂಟು ಮಾಡಿದೆವು. ತರುವಾಯ ನೀವು ಪರಸ್ಪರ ಪರಿಚಯ ಪಟ್ಟುಕೊಳ್ಳಲಿಕ್ಕಾಗಿ ನಿಮ್ಮ ಜನಾಂಗಗಳನ್ನೂ ಗೋತ್ರಗಳನ್ನೂ ಮಾಡಿದೆವು. ನಿಮ್ಮ ಪೈಕಿ ಅತ್ಯಧಿಕ ಧರ್ಮನಿಷ್ಠನೇ ವಾಸ್ತವದಲ್ಲಿ ಅಲ್ಲಾಹನ ಬಳಿ ಅತಿ ಹೆಚ್ಚು ಗೌರವಕ್ಕೆ ಪಾತ್ರನು.¹³ ನಿಶ್ಚಯವಾಗಿಯೂ ಅಲ್ಲಾಹನು ಸರ್ವಜ್ಞನೂ ವಿವರಪೂರ್ಣನೂ ಆಗಿರುತ್ತಾನೆ.

وَ اُنْتِى وَ جَعَلْنٰكُمْ شُعُوْبًا وَ قَبَاۗئِلَ
لِتَعَارَفُوْۤا ۗ اِنَّ اَكْرَمَكُمْ عِنْدَ اللّٰهِ اَتْقٰى
اِنَّ اللّٰهَ عَلِيْمٌ خَبِيْرٌ ﴿١٣﴾

14. ಈ ಗ್ರಾಮೀಣ ಅರಬರು, "ನಾವು ವಿಶ್ವಾಸವಿರಿಸಿಕೊಂಡೆವು" ಎನ್ನುತ್ತಾರೆ.¹⁴ ಅವರೊಡನೆ ಹೇಳಿರಿ; ನೀವು ವಿಶ್ವಾಸವಿರಿಸಲಿಲ್ಲ, ವಾಸ್ತವದಲ್ಲಿ, "ನಾವು ಶರಣಾಗತರಾದೆವು" ಎಂದು ನೀವು ಹೇಳಬೇಕು. ಸತ್ಯವಿಶ್ವಾಸವು ಇನ್ನೂ ನಿಮ್ಮ ಹೃದಯಗಳಲ್ಲಿ ಪ್ರವೇಶಿಸಿಲ್ಲ. ನೀವು ಅಲ್ಲಾಹ್ ಮತ್ತು ಅವನ ಸಂದೇಶವಾಹಕರ ಅನುಸರಣೆ ಮಾಡಿದರೆ, ಅವನು ನಿಮ್ಮ ಕರ್ಮಗಳ ಪ್ರತಿಫಲದಲ್ಲಿ ಸ್ವಲ್ಪವೂ ಕಡಿತಗೊಳಿಸಲಾರನು. ನಿಶ್ಚಯವಾಗಿಯೂ ಅಲ್ಲಾಹನು ಮಹಾ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

قَالَتِ الْاَعْرَابُ اَمَّا قُلُوبُنَا فَمَا لَنَا
وَلٰكِن قُوْلُوْۤا اَسْلَمْنَا وَ لٰمَّا يَدْخُلُ
الْاِيْمَانُ فِى قُلُوْبِكُمْ وَ اِنْ تُوْطِئُوْۤا
اللّٰهَ وَ رَسُوْلَهُ لَا يَلِيْكُم مِّنْ اَعْمَالِكُمْ
شَيْءًا ۗ اِنَّ اللّٰهَ غَفُوْرٌ رَّحِيْمٌ ﴿١٤﴾

15. ಅಲ್ಲಾಹನ ಮತ್ತು ಅವನ ಸಂದೇಶವಾಹಕರ ಮೇಲೆ ವಿಶ್ವಾಸವಿದ್ದವರು, ಆ ಬಳಿಕ ಸ್ವಲ್ಪವೂ ಸಂಶಯಪಡದವರು ಮತ್ತು ತಮ್ಮ ಸಂಪತ್ತುಗಳಿಂದಲೂ ಶರೀರಗಳಿಂದಲೂ ಅಲ್ಲಾಹನ ಮಾರ್ಗದಲ್ಲಿ

اٰتَيْنَا الْمُؤْمِنِيْنَ الَّذِيْنَ اٰمَنُوْۤا بِاللّٰهِ
وَ رَسُوْلِهِ ثَمَّ لَمْ يَرْتَابُوْۤا وَ جِهَدُوْۤا

13. ಹಿಂದಿನ ಸೂಕ್ತಗಳಲ್ಲಿ ಮುಸ್ಲಿಮ್ ಸಮಾಜವನ್ನು ಕೆಡುಕಿನಿಂದ ಸುರಕ್ಷಿತವಿರಿಸಲಿಕ್ಕಾಗಿ ಅವಶ್ಯವಿರುವ ನಿರ್ದೇಶನಗಳನ್ನು ನೀಡಲಾಗಿದೆ. ಈ ಸೂಕ್ತದಲ್ಲಿ ಸಮಸ್ತ ಮಾನವಕುಲವನ್ನು ಉದ್ದೇಶಿಸಿ, ಜಗತ್ತಿನಲ್ಲಿ ಸದಾ ವಿಶ್ವವ್ಯಾಪಿಯಾದ ಕ್ಷೋಭೆಗೆ ಕಾರಣವಾದ ಮಹಾನ್ ಪಥಭ್ರಷ್ಟತೆಯನ್ನು ತಿದ್ದಲಾಗಿದೆ. ಅರ್ಥಾತ್, ವಂಶ, ವರ್ಣ, ಭಾಷೆ, ರಾಷ್ಟ್ರ ಮತ್ತು ಜನಾಂಗದ ಪಕ್ಷಪಾತ. ಈ ಸಂಕ್ಷಿಪ್ತ ಸೂಕ್ತದಲ್ಲಿ ಅಲ್ಲಾಹನು ಸಮಸ್ತ ಮಾನವಕುಲವನ್ನುದ್ದೇಶಿಸಿ ಮೂರು ಮೂಲಭೂತ ವಾಸ್ತವಿಕತೆಗಳನ್ನು ವಿವರಿಸಿದ್ದಾನೆ. ಮೊದಲನೆಯದಾಗಿ ನಿಮ್ಮೆಲ್ಲರ ಮೂಲ ಒಂದೇ ಆಗಿದೆ. ಒಂದೇ ಸ್ತ್ರೀ ಮತ್ತು ಒಂದೇ ಪುರುಷನ ಮೂಲಕ ಸಮಸ್ತ ಮಾನವಕುಲ ಅಸ್ತಿತ್ವಕ್ಕೆ ಬಂದಿದೆ. ಇಂದು ಜಗತ್ತಿನಾದ್ಯಂತ ಹರಡಿರುವ ನಿಮ್ಮ ಜನಾಂಗಗಳೆಲ್ಲವೂ ಮೂಲತಃ ಒಂದೇ ತಂದೆ-ತಾಯಿಯ ಮೂಲಕ ಆರಂಭವಾದ ಜನಾಂಗದ ಶಾಖೆಗಳಾಗಿವೆ. ಎರಡನೆಯದಾಗಿ ಮೂಲದಲ್ಲಿ ನೀವೆಲ್ಲರೂ ಒಂದೇ ಆಗಿದ್ದರೂ ಅನೇಕ ವಂಶ ಮತ್ತು ಗೋತ್ರಗಳಾಗಿ ವಿಭಜನೆಗೊಂಡಿರುವುದೂ ಅತ್ಯಂತ ಸ್ವಾಭಾವಿಕ ವಿಷಯವಾಗಿದೆ. ಆದರೆ ಅದರ ಆಧಾರದಲ್ಲಿ ಉಚ್ಚ-ನೀಚ, ಮೇಲು-ಕೀಳು, ಶ್ರೇಷ್ಠ-ಅಧಮ ಮುಂತಾದ ಭೇದಗಳನ್ನು ಕಲ್ಪಿಸುವುದು, ಒಂದು ಜನಾಂಗ ಇನ್ನೊಂದರ ಬಗ್ಗೆ ಶ್ರೇಷ್ಠತೆಯನ್ನು ಮೆರೆಯುವುದು, ಒಂದು ವರ್ಣದ ಜನರು ಇನ್ನೊಂದು ವರ್ಣದ ಜನರನ್ನು ನೀಚನೆಂದು ಪರಿಗಣಿಸುವುದು, ಒಂದು ಜನಾಂಗ ಇನ್ನೊಂದಕ್ಕಿಂತ ಮೇಲ್ಮೆಯನ್ನು ವಾದಿಸುವುದು- ಇವಾವುದೂ ಈ ಸ್ವಾಭಾವಿಕ ಅಂತರದ ಬೇಡಿಕೆಗಳಲ್ಲ. ಸೃಷ್ಟಿಕರ್ತನು ಮಾನವ ಸಮೂಹವನ್ನು ವಂಶ ಮತ್ತು ಗೋತ್ರಗಳಲ್ಲಿ ವಿಭಜನೆ ಮಾಡಿರುವುದು ಅವರ ನಡುವೆ ಪರಸ್ಪರ ಸಹಕಾರ ಮತ್ತು ಪರಿಚಯಕ್ಕಾಗಿ ಇರುವ ಸ್ವಾಭಾವಿಕ ಸ್ವರೂಪ ಇದುವೇ ಆಗಿರುವುದರಿಂದಾಗಿದೆ. ಮೂರನೆಯದಾಗಿ ಮಾನವ-ಮಾನವರ ನಡುವೆ ಶ್ರೇಷ್ಠತೆ ಮತ್ತು ಮೇಲ್ಮೆಗೆ ಯಾವುದೇ ಆಧಾರವಿದ್ದರೆ ಅದು ನೈತಿಕ ಮೇಲ್ಮೆ ಮಾತ್ರವಾಗಿದೆ.

14. ಅರ್ಥಾತ್- ಬದವೀಗಳೆಲ್ಲರೂ ಎಂದಲ್ಲ. ಬದಲಾಗಿ ಇಲ್ಲಿ ಬದವೀಗಳ ಪೈಕಿಯ ಗುಂಪುಗಳನ್ನು ಮಾತ್ರ ಪ್ರಸ್ತಾವಿಸಲಾಗುತ್ತದೆ. ಅವರು ಹೆಚ್ಚುತ್ತಿರುವ ಮುಸ್ಲಿಮರ ಶಕ್ತಿಯನ್ನು ಕಂಡು, ನಾವು ಮುಸ್ಲಿಮರ ಹೊಡೆತದಿಂದಲೂ ಸುರಕ್ಷಿತವಾಗಿರುವೆವು. ಅಂತೆಯೇ ಇಸ್ಲಾಮಿನ ವಿಜಯಗಳಿಂದಲೂ ಪ್ರಯೋಜನ ಪಡೆಯುವೆವು ಎಂಬ ಭಾವನೆಯಿಂದಲೇ ಮುಸ್ಲಿಮರಾಗಿದ್ದರು. ಅವರು ವಾಸ್ತವದಲ್ಲಿ ಮನಸಾರೆ ಸತ್ಯವಿಶ್ವಾಸ ಸ್ವೀಕರಿಸಿರಲಿಲ್ಲ. ಕೇವಲ ನಾಲಗೆಯಿಂದ ಕರಾರು ಮಾಡುವ ಮೂಲಕ ಅವರು ಸ್ವಾರ್ಥಕ್ಕಾಗಿ ಮುಸ್ಲಿಮರಲ್ಲಿ ಶಾಮಿಲಾಗಿದ್ದರು.

ಹೋರಾಡಿದವರೇ ವಾಸ್ತವದಲ್ಲಿ ಸತ್ಯವಿಶ್ವಾಸಿಗಳು- ಅವರೇ ಸತ್ಯವಂತರು.

16. ಸಂದೇಶವಾಹಕರೇ, (ತಾವು ಸತ್ಯವಿಶ್ವಾಸಿಗಳೆಂದು ಸಾರಿಕೊಳ್ಳುತ್ತಿರುವವರೊಡನೆ) ಹೇಳಿರಿ, ನೀವೇನು ಅಲ್ಲಾಹನಿಗೆ ನಿಮ್ಮ ಧರ್ಮದ ಕುರಿತು ತಿಳಿಸುತ್ತಿರುವಿರಾ? ಅಲ್ಲಾಹನಂತೂ ಭೂಮಿ-ಆಕಾಶಗಳ ಸಕಲ ವಿಷಯಗಳನ್ನೂ ಅರಿತಿರುತ್ತಾನೆ ಮತ್ತು ಅವನು ಸಕಲ ವಿಷಯಗಳ ಜ್ಞಾನವುಳ್ಳವನಾಗಿರುತ್ತಾನೆ.

17. ತಾವು ಇಸ್ಲಾಮ್ ಸ್ವೀಕರಿಸಿಕೊಂಡಿದ್ದೇವೆನ್ನುತ್ತ (ಇವರು) ನಿಮ್ಮ ಮೇಲೆ ಉಪಕಾರ ಭಾರವನ್ನಿರಿಸುತ್ತಾರೆ. ಇವರೊಡನೆ ಹೇಳಿರಿ- ನಿಮ್ಮ ಇಸ್ಲಾಮಿನ ಉಪಕಾರ ಭಾರವನ್ನು ನನ್ನ ಮೇಲಿರಿಸಬೇಡಿರಿ. ವಾಸ್ತವದಲ್ಲಿ (ಸತ್ಯವಿಶ್ವಾಸಿಗಳೆಂದು ಹೇಳಿಕೊಳ್ಳುತ್ತಿರುವುದರಲ್ಲಿ) ನೀವು ಸತ್ಯವಂತರಾಗಿದ್ದರೆ ನಿಮಗೆ ಸತ್ಯವಿಶ್ವಾಸದ ದಾರಿತೋರಿಸಿದ್ದಕ್ಕಾಗಿ ಅಲ್ಲಾಹನು ನಿಮ್ಮ ಮೇಲೆ ತನ್ನ ಉಪಕಾರ ಭಾರವನ್ನಿರಿಸುತ್ತಾನೆ.



18. ನಿಶ್ಚಯವಾಗಿಯೂ ಅಲ್ಲಾಹನು ಭೂಮಿ-ಆಕಾಶಗಳ ಪ್ರತಿಯೊಂದು ರಹಸ್ಯದ ಜ್ಞಾನವುಳ್ಳವನಾಗಿದ್ದಾನೆ ಮತ್ತು ನೀವು ಮಾಡುತ್ತಿರುವುದೆಲ್ಲವನ್ನೂ ಅವನು ವೀಕ್ಷಿಸುತ್ತಿದ್ದಾನೆ.

يَا مَوَالِيَهُمْ وَانْفُسِهِمْ فِي سَبِيلِ
اللَّهِ اُولَئِكَ هُمُ الصّٰدِقُونَ ﴿١٥﴾

قُلْ اَتَعْلَمُونَ اللّٰهَ بِدِيْنِكُمْ وَاللّٰهُ
يَعْلَمُ مَا فِي السَّمٰوٰتِ وَمَا فِي الْاَرْضِ
وَاللّٰهُ بِكُلِّ شَيْءٍ عَلِيْمٌ ﴿١٦﴾

يٰۤمُنُوْنَ عَلَيْهِ اَنْ اَسْلَمُوْا قُلْ لَا
تَنْتُوْا عَلٰى اِسْلَامِكُمْ بِاللّٰهِ يٰۤاَيُّهَا
عَلَيْكُمْ اَنْ هٰذَا لِيْلَ اٰيٰتِنَ اِنْ
كُنْتُمْ صٰدِقِيْنَ ﴿١٧﴾

اِنَّ اللّٰهَ يَعْلَمُ غَيْبَ السَّمٰوٰتِ وَ
الْاَرْضِ وَاللّٰهُ بِصٰدِقِيْۤهٖۤا تَعْلَمُوْنَ ﴿١٨﴾



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನ್ವಿತನೂ ಆದ ಅಲ್ಲಾಹನ ನಾಮದಿಂದ

1. ಕಾಫ್. ಶ್ರೇಷ್ಠವಾದ ಕುರ್ಆನಿನಾಣೆ.
2. ವಾಸ್ತವದಲ್ಲಿ ಓರ್ವ ಎಚ್ಚರಿಕೆ ನೀಡುವವನು ಸ್ವತಃ ಇವರೊಳಗಿಂದಲೇ ಇವರ ಬಳಿಗೆ ಬಂದುದು ಇವರಿಗೆ ಸೋಜಿಗವೆನಿಸಿತು.¹ ತರುವಾಯ ಸತ್ಯನಿಷೇಧಿಗಳು ಹೇಳತೊಡಗಿದರು, "ಇದು ಸೋಜಿಗದ ವಿಷಯ-
3. ನಾವು ಸತ್ತು ಹೋದ ಮೇಲೆ ಹಾಗೂ ಮಣ್ಣಾಗಿ ಹೋದ ಬಳಿಕ? (ಪುನಃ ಎಚ್ಚಿಸಲ್ಪಡುವವೇ?) ಈ ಮರಳುವಿಕೆಯು ಬುದ್ಧಿಗೆ ಮೀರಿದ ವಿಷಯವಾಗಿದೆ."²
4. ಭೂಮಿಯು ಇವರ ಶರೀರದಿಂದ ಏನನ್ನೆಲ್ಲ ತಿಂದು ಬಿಡುತ್ತದೆಂದು ನಮಗೆ ಗೊತ್ತಿದೆ. ನಮ್ಮ ಬಳಿಯಲ್ಲೊಂದು ಗ್ರಂಥವಿದೆ. ಅದರಲ್ಲಿ ಎಲ್ಲವೂ ಸುರಕ್ಷಿತವಿದೆ.
5. ವಾಸ್ತವದಲ್ಲಿ ಸತ್ಯವು ಇವರ ಬಳಿಗೆ ಬಂದಾಗ ಇವರು ಆಗಲೇ ಅದನ್ನು ಸ್ಪಷ್ಟವಾಗಿ ನಿರಾಕರಿಸಿಬಿಟ್ಟರು. ಆದ್ದರಿಂದಲೇ ಇವರಿಗ ಪೇಚಿಗೆ ಸಿಲುಕಿಕೊಂಡಿರುವರು.

بِسْمِ اللّٰهِ الرَّحْمٰنِ الرَّحِیْمِ

وَ الْقُرْآنِ الْحَکِیْمِ

بَلْ عَجَبُوْا اَنْ جَاءَهُمْ مُّنْذِرٌ
وَّمَنْهُمْ فُقَالَ الْکٰفِرُوْنَ هٰذَا سَمِیٌّ عَجِیْبٌ

اِذَا مِتْنَا وَ کُنَّا تُرَابًا ذٰلِکَ
رَجْعٌ بَعِیْدٌ

قَدْ عَلِمْنَا مَا تَنْقُصُ الْاَرْضُ مِنْهُمْ
وَ عِنْدَنَا کِتٰبٌ حٰقِیْقٌ

بَلْ کَذَّبُوْا بِالْحَقِّ لَمَّا جَاءَهُمْ فَهُمْ
فِیْ اَمْرٍ مَّرِیْجٍ

1. ಅರ್ಥಾತ್- ಮಕ್ಕಾ ನಿವಾಸಿಗಳು ಪ್ರವಾದಿಪರ್ಯರ(ಸ) ಪ್ರವಾದಿತ್ವವನ್ನು ಯಾವುದೇ ಸೂಕ್ತ ಬುನಾದಿಯ ಆಧಾರದಲ್ಲಿ ನಿರಾಕರಿಸಿಲ್ಲ. ಬದಲಾಗಿ ಅವರಂತಹುದೇ ಒಬ್ಬ ಮಾನವ ಮತ್ತು ಅವರ ಜನಾಂಗಕ್ಕೆ ಸೇರಿದ ಒಬ್ಬ ವ್ಯಕ್ತಿ ದೇವನ ವತಿಯಿಂದ ಎಚ್ಚರಿಕೆ ಕೊಡುವವನಾಗಿ ಬರುವುದು ಅವರ ದೃಷ್ಟಿಯಲ್ಲಿ ಅತ್ಯಂತ ಆಶ್ಚರ್ಯಕರ ಸಂಗತಿಯಾಗಿದೆ ಎಂಬ ಅತ್ಯಂತ ಅನುಚಿತವಾದ ಬುನಾದಿಯಿಂದ ಅವರು ಪ್ರವಾದಿತ್ವವನ್ನು ನಿರಾಕರಿಸಿದ್ದಾರೆ.
2. ಇದು ಆ ವ್ಯಕ್ತಿಗಳ ಪಾಲಿನ ಎರಡನೆಯ ಆಶ್ಚರ್ಯದ ಸಂಗತಿ. ಮಾನವನೋರ್ವ ಪ್ರವಾದಿಯಾಗಿ ಬಂದಿದ್ದಾನೆ ಎಂಬುದು ಅವರ ಮೊದಲ ಆಶ್ಚರ್ಯವಾಗಿತ್ತು. ಮಾನವರಲ್ಲರೂ ಸತ್ತನಂತರ ಪುನಃ ಸೃಷ್ಟಿಸಲ್ಪಡುವರು ಮತ್ತು ಅವರನ್ನೆಲ್ಲಾ ಒಂದುಗೂಡಿಸಿ ಅಲ್ಲಾಹನ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗುವುದು ಎಂಬುದರಿಂದ ಅವರು ಪುನಃ ಆಶ್ಚರ್ಯಗೊಂಡರು.

6. ಸರಿ, ಇವರೆಂದಾದರೂ ತಮ್ಮ ಮೇಲಿರುವ ಆಕಾಶದ ಕಡೆಗೆ ನೋಡಿಲ್ಲವೇ? ನಾವು ಅದನ್ನು ಹೇಗೆ ನಿರ್ಮಿಸಿದೆವು ಮತ್ತು ಅಲಂಕರಿಸಿದೆವು. ಅದರಲ್ಲಿ ಎಲ್ಲಾ ಬಿರುಕಿಲ್ಲ.

أَفَلَمْ يَنْظُرُوا إِلَى السَّمَاءِ فَوَظَّهُمْ كَيْفَ
بَنَيْنَاهَا وَزَيَّنَّاهَا وَمَا لَهَا مِنْ فُرُوجٍ ①

7. ಭೂಮಿಯನ್ನು ನಾವು ಹಾಸಿದೆವು, ಅದರಲ್ಲಿ ಪರ್ವತಗಳನ್ನು ನಾಟಿದೆವು ಮತ್ತು ಅದರೊಳಗೆ ಎಲ್ಲ ವಿಧದ ನಯನ ಮನೋಹರ ಸಸ್ಯಗಳನ್ನು ಬೆಳೆಸಿದೆವು.

وَ الْأَرْضِ مَدَدْنَاهَا وَأَلْقَيْنَا فِيهَا
سَرَاسِيَّ وَابْتِئْنَا فِيهَا مِنْ كُلِّ
شَيْءٍ ②

8. ಇವೆಲ್ಲವೂ (ಸತ್ಯದ ಕಡೆಗೆ) ಮರಳುವ ಪ್ರತಿಯೊಬ್ಬ ದಾಸನ ಕಣ್ಣೆರಿಸುವ ಮತ್ತು ಅವನಿಗೆ ಪಾರ ಕೊಡುವ ವಸ್ತುಗಳಾಗಿವೆ.

تَبَصَّرَةٌ وَذِكْرَى لِكُلِّ عَبْدٍ مُنِيبٍ ③

9-10. ನಾವು ಆಕಾಶದಿಂದ ಸುಸಮೃದ್ಧ ನೀರನ್ನಿಳಿಸಿದೆವು. ತರುವಾಯ ಅದರಿಂದ ಉದ್ಯಾನಗಳನ್ನೂ ಕೊಯ್ಲಿನ ಧಾನ್ಯಗಳನ್ನೂ ಫಲಭರಿತ ಗೊಂಚಲುಗಳು ಪದರು ಪದರುಗಳಾಗಿರುವ ಎತ್ತರವಾದ ಖಜೂರದ ಮರಗಳನ್ನೂ ಸೃಷ್ಟಿಸಿದೆವು.

وَنَزَّلْنَا مِنَ السَّمَاءِ مَاءً مُبْرَكًا
فَأَنْبَتْنَا بِهِ جَبْتًا وَحَبَّ الْحَصِيدِ ④
وَالنَّخْلَ بَسَقَتِ لَهَا طَلْعٌ نَضِيدٌ ⑤

11. ಇದು, ದಾಸರಿಗೆ ಆಹಾರವೊದಗಿಸುವ ಏರ್ಪಾಡು. ಈ ನೀರಿನಿಂದ ನಾವು ಒಂದು ನಿರ್ಜೀವ ನೆಲಕ್ಕೆ ಜೀವದಾನ ಮಾಡುತ್ತೇವೆ. (ಸತ್ತು ಹೋದ ಮಾನವರು ಭೂಮಿಯಿಂದ) ಹೊರ ಬರುವುದೂ ಹೀಗೆಯೇ.

رَرْنَا لِلْعِبَادِ وَأَحْيَيْنَا بِهِ بَلْدَةً مَيْتًا
كَذَلِكَ الْخُرُوجُ ⑥

12-14. ಇವರಿಗಿಂತ ಮುಂಚೆ ನೂಹರ ಜನಾಂಗವೂ ರಸ್ಸನವರೂ ಸಮೂದರೂ ಆದ್‌ರೂ ಫಿರಾ಼ನನೂ 'ಲೂತರ ಸಹೋದರರೂ ಐಕೇದವರೂ 'ತುಬ್ಬಾ' ಜನಾಂಗದವರೂ ಸುಳ್ಳಾಗಿದ್ದಾರೆ. ಎಲ್ಲರೂ ಸಂದೇಶವಾಹಕರನ್ನು ಸುಳ್ಳಾಗಿಸಿದರು. ಕೊನೆಗೆ ನನ್ನ ಎಚ್ಚರಿಕೆಯು ಅವರಿಗೆ ಅನ್ವಯವಾಗಿ ಬಿಟ್ಟಿತು.

كَذَّبَتْ قَبْلَهُمْ قَوْمُ نُوحٍ وَأَصْحَابُ
الرَّسِّ وَشُعُوبٌ ⑦
وَعَادٌ وَفِرْعَوْنُ وَإِخْوَانُ لُوطٍ ⑧
وَأَصْحَابُ الْأَيْكَةِ وَقَوْمُ تُسُفٍ ⑨
كَذَّبَ الرَّسُلَ فَحَقَّ وَعَيْدٌ ⑩

15. ನಾವೇನು ಪ್ರಥಮ ಬಾರಿ ಸೃಷ್ಟಿಸಿ ಬಳಲಿದ್ದೇವೆಯೇ? ಆದರೂ ಇವರು ಒಂದು ಹೊಸ ಸೃಷ್ಟಿಯ ಬಗ್ಗೆ ಸಂಶಯಗ್ರಸ್ತರಾಗಿದ್ದಾರೆ.

أَفَعَيَّبْنَا بِالْخَلْقِ الْأَوَّلِ بَلْ هُمْ
فِي لَبِيسٍ مِّنْ خَلْقٍ جَدِيدٍ ⑪

16. ನಾವು ಮಾನವನನ್ನು ಸೃಷ್ಟಿಸಿದ್ದೇವೆ ಮತ್ತು ನಾವು ಅವನ ಮನಸ್ಸಿನಲ್ಲಿ ಉದ್ಯವಿಸುವ ದುರ್ಭಾವನೆಗಳನ್ನೂ ಬಿಟ್ಟೆವು. ನಾವು ಅವನ ಕಂಠನಾಡಿಗಿಂತಲೂ ಹೆಚ್ಚು ಅವನಿಗೆ ಸಮೀಪವಿದ್ದೇವೆ.

وَلَقَدْ خَلَقْنَا الْإِنْسَانَ وَنَعَلْمَا
نُؤْسُوْسُ بِهِ نَفْسُهُ ⑫ وَنَحْنُ أَقْرَبُ
إِلَيْهِ مِنْ حَبْلِ الْوَرِيدِ ⑬

17. (ಮತ್ತು ನಮ್ಮ ಈ ಪ್ರತ್ಯಕ್ಷ ಜ್ಞಾನ ಮಾತ್ರವಲ್ಲದೆ) ಇಬ್ಬರು ಲೇಖಕರು ಅವನ ಬಲ ಹಾಗೂ ಎಡಭಾಗಗಳಲ್ಲಿ ಕುಳಿತು ಪ್ರತಿಯೊಂದು ವಿಷಯವನ್ನು ದಾಖಲಿಸುತ್ತಿರುವರು. إِذْ يَتَكَلَّمُ الْمُتَكَلِّمِينَ عَنِ الْيَمِينِ وَ
عَنِ الشِّمَالِ تَعْيِيدًا ⑩
18. ಅವನ ಬಾಯಿಯಿಂದ ಹೊರಡುವ ಯಾವ ಮಾತು ಕೂಡಾ, ಸದಾ ಸನ್ನದ್ಧನಿರುವ ಒಬ್ಬ ಕಾವಲುಗಾರನಿಂದ ದಾಖಲಿಸಲ್ಪಡದೆ ಇರುವುದಿಲ್ಲ. مَا يَلْفُظُ مِنْ قَوْلٍ إِلَّا لَدَيْهِ رَقِيبٌ
عَتِيدٌ ⑪
19. ಅದೋ ನೋಡಿರಿ, ಮರಣ ಸಂಕಟವು ಸತ್ಯದೊಂದಿಗೆ ಬಂದು ಬಿಟ್ಟಿತು. ನೀನು ತಪ್ಪಿಸಿಕೊಂಡು ಓಡುತ್ತಿದ್ದುದು ಇದರಿಂದಲೇ! وَ جَاءَتْ سَكْرَةُ الْمَوْتِ بِالْحَقِّ ۗ
ذَلِكَ مَا كُنْتُمْ مِنْهُ تَحِيدُونَ ⑫
20. ಮತ್ತು ಸೂರ್ (ಕಹಳೆ) ಊದಲ್ಪಟ್ಟಿತು. ಇದುವೇ ನಿನ್ನನ್ನು ಎಚ್ಚರಿಸಲಾಗುತ್ತಿದ್ದ ದಿನ. و نَفَخَ فِي الصُّورِ ۗ ذَلِكَ يَوْمُ الْوَعِيدِ ⑬
21. ಪ್ರತಿಯೊಬ್ಬನು ಒಬ್ಬ ಅಟ್ಟಿ ತರುವವ ಮತ್ತು ಒಬ್ಬ ಸಾಕ್ಷಿದಾರನ ಜೊತೆ ಬಂದು ಬಿಟ್ಟನು. وَ جَاءَتْ كُلُّ نَفْسٍ مَعَهَا سَائِقٌ وَنَهْيٌ ⑭
22. ನೀನು ಇದರ ಬಗ್ಗೆ ಅಲಕ್ಷ್ಯನಾಗಿದ್ದೆ. ನಾವು ನಿನ್ನ ಮುಂದಿದ್ದ ತೆರೆಯನ್ನು ಸರಿಸಿಬಿಟ್ಟೆವು ಮತ್ತು ಇಂದು ನಿನ್ನ ದೃಷ್ಟಿಯು ಬಹಳ ತೀಕ್ಷ್ಣವಿದೆ.³ لَقَدْ كُنْتُمْ فِي غَفْلَةٍ مِّنْ هَذَا فَكَشَفْنَا
عَنْكَ غِطَاءَكَ فَبَصَرُكَ الْيَوْمَ حَدِيدٌ ⑮
23. ಅವನ ಜೊತೆಗಿದ್ದವನು, "ನನ್ನ ವಶದಲ್ಲಿದ್ದವನು ಇದೋ ಹಾಜರಿದ್ದಾನೆ" ಎಂದು ಹೇಳುವನು.⁴ وَ قَالَ قَرِينُهُ ۗ هَذَا مَا لَدَىٰ عَتِيدٍ ⑯
24. ಅಪ್ಪಣೆಯಾಯಿತು- "ನರಕಕ್ಕೆ ಎಸೆದು ಬಿಡಿರಿ- ಪ್ರತಿಯೊಬ್ಬ ಕಣ್ಣು ಸತ್ಯನಿಷೇಧಿಯನ್ನು- الْقِيَامَ فِي جَهَنَّمَ كُلَّ كَفَّارٍ عَنِيدٍ ⑰
25. ಅವನು ಸತ್ಯವನ್ನು ದ್ವೇಷಿಸುತ್ತಿದ್ದನು. ಒಳಿತನ್ನು ತಡೆಯುವವನಾಗಿದ್ದನು. ಮೇರೆ ಮೀರುವವನಾಗಿದ್ದನು ಸಂಶಯಗ್ರಸ್ತನಾಗಿದ್ದನು- مَتَّاعٍ لِلْخَيْرِ مُعْتَدٍ مُّرِيْبٍ ⑱
26. ಮತ್ತು ಅಲ್ಲಾಹನೊಂದಿಗೆ ಇತರರನ್ನು ದೇವರಾಗಿ ಮಾಡಿಕೊಂಡಿದ್ದನು. ಅವನನ್ನು ಘೋರ ಯಾತನೆಯಲ್ಲಿ ಹಾಕಿಬಿಡಿರಿ." الَّذِي جَعَلَ مَعَ اللَّهِ إِلَهًا آخَرَ فَأَلْقَيْنَاهُ
فِي الْعَدَابِ الشَّدِيدِ ⑲

3. ಅರ್ಥಾತ್- ಅಲ್ಲಾಹನ ಪ್ರವಾದಿಯು ಅರುಹಿದ್ದೆಲ್ಲವೂ ಅಲ್ಲಿರುವುದನ್ನು ಈಗ ಸ್ವತಃ ನೀವೇ ಕಾಣುತ್ತಿರುವಿರಿ.
4. ಜೊತೆಗಿದ್ದವನು ಎಂದರೆ ಅಟ್ಟಿಸಿ ತರುವ ದೇವಚರವಾಗಿದೆ. ಅದು ದೇವನ ಸನ್ನಿಧಿಗೆ ತಲಪಿ, "ಪ್ರಭು! ನನ್ನ ವಶದಲ್ಲಿದ್ದವನನ್ನು ಇಗೋ ನಿನ್ನ ಮುಂದೆ ಹಾಜರುಪಡಿಸುತ್ತಿದ್ದೇನೆ" ಎಂದು ಹೇಳುವುದು.
5. ಇಲ್ಲಿ ಜೊತೆಗಾರನೆಂದರೆ ಅವಿಧೇಯ ವ್ಯಕ್ತಿಯ ಜತೆಗೆ ಲೋಕದಲ್ಲಿ ಜತೆಗೊಡಿರುವ ಪಿತೃಚಿಯಾಗಿದೆ.

27. ಅವನ ಜೊತೆಗಾರನು ಹೇಳಿದನು⁵- "ನನ್ನ ಪ್ರಭೂ, ನಾನು ಇವನನ್ನು ವಿದ್ರೋಹಿಯಾಗಿ ಮಾಡಲಿಲ್ಲ. ನಿಜವಾಗಿ ಇವನು ತಾನಾಗಿಯೇ ಅತ್ಯಂತ ನಿಕೃಷ್ಟ ದರ್ಜೆಯ ಪಥಭ್ರಷ್ಟತೆಯಲ್ಲಿ ಬಿದ್ದುಕೊಂಡಿದ್ದನು."

قَالَ قَرِينُهُ رَبَّنَا مَا أَطَّغَيْتُهُ وَلَكِنْ
كَانَ فِي ضَلَالٍ بَعِيدٍ ﴿٣٧﴾

28. ಉತ್ತರ ಬಂತು - "ನನ್ನ ಸಮ್ನುಖದಲ್ಲಿ ಜಗಲಾಡಬೇಡಿರಿ. ನಾನು ನಿಮಗೆ ದುಷ್ಟರಿಣಾಮದ ಬಗ್ಗೆ ಮೊದಲೇ ಎಚ್ಚರಿಸಿದ್ದೆ.

قَالَ لَا تَحْزَنْهُمْ أَلَدَىٰ وَقَدْ قَدَّمْتُ
إِلَيْكُمْ بِالْوَعِيدِ ﴿٣٨﴾

29. ನನ್ನಲ್ಲಿ ಮಾತು ಬದಲಾಯಿಸಲ್ಪಡುವುದಿಲ್ಲ ಮತ್ತು ನಾನು ನನ್ನ ದಾಸರ ಮೇಲೆ ಅಕ್ರಮವೆಸಗುವವನಲ್ಲ."

مَا يُبَدِّلُ الْقَوْلُ لَدَىٰ وَمَا أَنَا
بِظَلَّامٍ لِّلْعَالِيِينَ ﴿٣٩﴾

30. ಅಂದು ನಾವು ನರಕದೊಡನೆ- "ನೀನು ತುಂಬಿದೆಯಾ?" ಎಂದು ಕೇಳುವೆವು. ಆಗ ಅದು, "ಇನ್ನಷ್ಟು ಇದೆಯೇ?" ಎಂದು ಕೇಳುವುದು.⁶

يَوْمَ نَقُولُ لِجَهَنَّمَ هَلِ امْتَلَأَتْ
وَتَقُولُ هَلْ مِنْ مَّزِيدٍ ﴿٤٠﴾

31. ಸ್ವರ್ಗವನ್ನು 'ಧರ್ಮನಿಷ್ಠರ' ಸಮೀಪಕ್ಕೆ ತರಲಾಗುವುದು. ಸ್ವಲ್ಪವೂ ದೂರವಿರಲಾರದು.

وَأَزَلَّتِ الْجَنَّةُ لِّلْمُتَّقِينَ غَيْرَ بَعِيدٍ ﴿٤١﴾

32. "ನಿಮಗೆ ವಾಗ್ದಾನವೀಯಲಾಗುತ್ತಿದ್ದ ವಸ್ತು ಇದೇ ಆಗಿದೆ. ಬಹಳಷ್ಟು ಪಶ್ಚಾತ್ತಾಪ ಪಟ್ಟು ಮರಳುತ್ತಿದ್ದ ಮತ್ತು ಬಹಳ ಎಚ್ಚರಿಕೆ ವಹಿಸುತ್ತಿದ್ದ⁷ ಪ್ರತಿಯೊಬ್ಬನಿಗಾಗಿ.

هَذَا مَا كُنتُمْ تَعِدُونَ لِكُلِّ أَزٍ وَكَافٍ ﴿٤٢﴾

33. ಅವನು ಕಣ್ಣಾರೆ ಕಾಣದೆಯೇ ರಹ್ಮಾನನಿಗೆ ಭಯಪಡುತ್ತಿದ್ದನು, ಒಲಿದ ಹೃದಯದೊಂದಿಗೆ ಬಂದಿರುವನು.

مَنْ خَشِيَ الرَّحْمَنَ بِالْغَيْبِ وَجَاءَ
بِقَلْبٍ مُّنِيْبٍ ﴿٤٣﴾

34. ಶಾಂತಿಯೊಂದಿಗೆ ಸ್ವರ್ಗವನ್ನು ಪ್ರವೇಶಿಸಿರಿ" ಅದು ಶಾಶ್ವತ ಜೀವನದ ದಿನವಾಗಿರುವುದು.

أَدْخُلُوهَا بِسَلَامٍ ذَلِكَ يَوْمُ الْخُلُودِ ﴿٤٤﴾

35. ಅಲ್ಲಿ ಅವರಿಗಾಗಿ ಅವರು ಬಯಸಿದ್ದೆಲ್ಲವೂ ಇರುವುದು ಮತ್ತು ಅವರಿಗಾಗಿ ಅದಕ್ಕಿಂತಲೂ ಬಹಳಷ್ಟು ಹೆಚ್ಚು ನಮ್ಮಲ್ಲಿದೆ.

لَهُمْ مَا يَشَاءُونَ فِيهَا وَلَدَيْنَا مَزِيدٌ ﴿٤٥﴾

6. ಇದಕ್ಕೆ ಎರಡು ಅರ್ಥಗಳಿರಲು ಸಾಧ್ಯವಿದೆ. ಮೊದಲನೆಯದಾಗಿ, "ಇನ್ನಷ್ಟು ವ್ಯಕ್ತಿಗಳನ್ನು ಸೇರಿಸಲು ನನ್ನಲ್ಲಿ ಅವಕಾಶವಿಲ್ಲ" ಎರಡನೆಯದಾಗಿ, "ಇನ್ನಷ್ಟು ಅಪರಾಧಿಗಳಿದ್ದರೂ ಅವರನ್ನು ಕರೆತನ್ನಿರಿ."

7. ಆಚ್ಛೋಲ್ಲಂಘನೆ ಮತ್ತು ಸ್ವೇಚ್ಛಾಚಾರದ ಮಾರ್ಗವನ್ನು ಬಿಟ್ಟು ಅನುಸರಣೆ ಮತ್ತು ಅಲ್ಲಾಹನ ಸಂಪ್ರೀತಿಯ ಮಾರ್ಗವನ್ನು ಪಾಲಿಸುವವನು, ಅಲ್ಲಾಹನನ್ನು ಅತಿ ಹೆಚ್ಚು ಸ್ಮರಿಸುವವನು ಮತ್ತು ತನ್ನೆಲ್ಲಾ ವ್ಯವಹಾರಗಳಲ್ಲಿ ಅವನಡೆಗೆ ಮರಳುವವನು ಎಂಬುದು ಇದರ ಅರ್ಥವಾಗಿದೆ.

8. ಅರ್ಥಾತ್- ಅಲ್ಲಾಹನ ಮೇರೆಗಳು, ಕರ್ತವ್ಯಗಳು, ವಿಧಿನಿಷೇಧಗಳು ಮತ್ತು ತನ್ನ ವಶಕ್ಕೊಪ್ಪಿಸಲಾದ ಅವನ ಅಮಾನತ್ತುಗಳನ್ನು ಸಂರಕ್ಷಿಸುವವನು, ಪ್ರತಿಸಂದರ್ಭದಲ್ಲೂ ತಾನು ಮಾತು-ಕೃತಿಯಲ್ಲಿ ಪ್ರಭುವಿನ ಆಚ್ಛೋಲ್ಲಂಘನೆ ಮಾಡುತ್ತಿರುವನೋ ಎಂದು ಆತ್ಮವಿಮರ್ಶೆ ಮಾಡಿಕೊಳ್ಳುತ್ತಿರುವವನು.

36. ನಾವು ಇವರಿಗಿಂತ ಮುಂಚೆ ಅನೇಕ ಜನಾಂಗಗಳನ್ನು ನಾಶಗೊಳಿಸಿದ್ದೇವೆ. ಅವು ಇವರಿಗಿಂತ ತುಂಬಾ ಬಲಶಾಲಿಗಳಾಗಿದ್ದುವು ಮತ್ತು ಅವರು ಜಗತ್ತಿನ ದೇಶಗಳನ್ನು ಜಾಲಾಡಿದ್ದರು. ಮತ್ತೇನು ಅವರು ಯಾವುದಾದರೂ ಅಭಯ ಸ್ಥಾನವನ್ನು ಪಡೆದರೇ?

وَكَمْ أَهْلَكْنَا قَبْلَهُمْ مِمَّنْ قَرِينَ هُمْ
أَشَدُّ مِنْهُمْ بَطْشًا فَنَقَّبُوا فِي الْبِلَادِ
هَلْ مِنْ مَّحِيصٍ ﴿٣٦﴾

37. ಹೃದಯವುಳ್ಳ ಅಥವಾ ಲಕ್ಷ್ಯಕೊಟ್ಟು ಮಾತು ಕೇಳುವ ಪ್ರತಿಯೊಬ್ಬನಿಗೆ ಈ ಇತಿಹಾಸದಲ್ಲಿ ಬೋಧಪ್ರದ ಪಾಠವಿದೆ.

إِنَّ فِي ذَٰلِكَ لَذِكْرًا لِمَنْ كَانَ
لَهُ قَلْبٌ أَوْ أَلْقَى السَّمْعَ وَهُوَ شَهِيدٌ ﴿٣٧﴾

38. ನಾವು ಭೂಮಿ - ಆಕಾಶಗಳನ್ನೂ ಅವುಗಳ ನಡುವೆ ಇರುವ ಸಕಲ ವಸ್ತುಗಳನ್ನೂ ಆರು ದಿನಗಳಲ್ಲಿ ಸೃಷ್ಟಿಸಿದೆವು. ನಮಗೇನೂ ದಣಿವಾಗಲಿಲ್ಲ.

وَلَقَدْ خَلَقْنَا السَّمَوَاتِ وَالْأَرْضَ
وَمَا بَيْنَهُمَا فِي سِتَّةِ أَيَّامٍ وَمَا
مَسَّنَا مِنْ غُرُوبٍ ﴿٣٨﴾

39. ಆದುದರಿಂದ ಸಂದೇಶವಾಹಕರೇ, ಇವರಾಡುವ ಮಾತುಗಳ ಬಗ್ಗೆ ತಾಳ್ಮೆ ವಹಿಸಿರಿ ಮತ್ತು ಸೂರ್ಯೋದಯಕ್ಕೆ ಮುಂಚೆಯೂ ಸೂರ್ಯಾಸ್ತಕ್ಕೆ ಮುಂಚೆಯೂ ನಿಮ್ಮ ಪ್ರಭುವಿನ ಪ್ರಶಂಸೆ ಮಾಡುತ್ತಾ ಅವನನ್ನು ಜಪಿಸಿರಿ-

فَاصْبِرْ عَلَىٰ مَا يَقُولُونَ وَسَبِّحْ
بِحَمْدِ رَبِّكَ قَبْلَ طُلُوعِ الشَّمْسِ
وَقَبْلِ الْغُرُوبِ ﴿٣٩﴾

40. ಮತ್ತು ಪುನಃ ರಾತ್ರಿ ವೇಳೆಯೂ ಸಾಷ್ಟಾಂಗವೆರಗಿದ ಬಳಿಕವೂ ಅವನನ್ನು ಜಪಿಸಿರಿ.⁹

وَمِنَ اللَّيْلِ فَسَبِّحْهُ وَأَدْبَارَ السُّجُودِ ﴿٤٠﴾

41. ಕೇಳಿರಿ! ಘೋಷಿಸುವವನು (ಪ್ರತಿಯೊಬ್ಬನ) ಸಮೀಪದಿಂದಲೇ ಘೋಷಿಸುವ ದಿನ!¹⁰-

وَاسْتَمِعْ يَوْمَ يُنَادِ الْمُنَادِ مِنْ مَّكَانٍ
قَرِيبٍ ﴿٤١﴾

42. ಮತ್ತು ಲೋಕಾಂತ್ಯದ ಕಹಳೆಯನ್ನು ಎಲ್ಲರೂ ಸರಿಯಾಗಿ ಕೇಳುತ್ತಿರುವ ದಿನವು ಭೂಮಿಯಿಂದ ಮೃತರು ಹೊರಬರುವ ದಿನವಾಗಿರುವುದು.

يَوْمَ يَسْمَعُونَ الصَّيْحَةَ بِالْحَقِّ ذَٰلِكَ
يَوْمَ الْخُرُوجِ ﴿٤٢﴾

43. ನಾವೇ ಜೀವದಾನ ಮಾಡುತ್ತೇವೆ ಮತ್ತು ನಾವೇ ಮರಣ ಕೊಡುತ್ತೇವೆ.

إِنَّا نَحْنُ نُحْيِي وَنُمِيتُ وَإِلَيْنَا الْمَصِيرُ ﴿٤٣﴾

9. ಪ್ರಭುವಿನ ಪ್ರಶಂಸೆ ಮಾಡುತ್ತಾ ಅವನನ್ನು ಜಪಿಸುವುದೆಂದರೆ ನಮಾಝ್ ಮಾಡುವುದಾಗಿದೆ. ಸೂರ್ಯೋದಯಕ್ಕೆ ಮೊದಲಿನ ನಮಾಝ್ ಫಜ್ಝಿ ನಮಾಝ್ ಆಗಿದೆ. ಸೂರ್ಯಾಸ್ತಮಾನಕ್ಕೆ ಮೊದಲು ಎರಡು ನಮಾಝ್‌ಗಳಿವೆ. ಒಂದು ಝುಹರ್ ಮತ್ತು ಒಂದು ಅಸರ್. ರಾತ್ರಿಯ ವೇಳೆ ಮಗ್ರಿಬ್ ಮತ್ತು ಇಷಾ ನಮಾಝ್‌ಗಳಿವೆ. ಮೂರನೆಯದಾಗಿ ತಹಜ್ಜುದ್ ನಮಾಝ್ ಕೂಡ ರಾತ್ರಿಯ ತಸ್ವೀಹ್‌ನಲ್ಲಿ ಸೇರಿದೆ.

10. ಅರ್ಥಾತ್- ಯಾರು ಎಲ್ಲಿ ಸತ್ತು ಬಿದ್ದಿರುವನೋ ಅಥವಾ ಲೋಕದಲ್ಲಿ ಎಲ್ಲಿ ಅವನು ನಿಧನನಾಗಿರುವನೋ ಅಲ್ಲೇ ಅವನಿಗೆ, "ಎದ್ದೇಳು, ನಡೆ ನಿನ್ನ ಪ್ರಭುವಿನಡೆಗೆ, ನಿನ್ನ ಲೆಕ್ಕ ಸಮರ್ಪಣೆಗಾಗಿ" ಎಂಬ ದೇವವಾಣಿ ಕೇಳಿಸುವುದು. ಈ ವಾಣಿ ಹೇಗಿರುವುದೆಂದರೆ ಭೂಮುಖದ ಪ್ರತಿಯೊಂದು ಕ್ಷೇತ್ರದಲ್ಲಿ ಅದನ್ನು ಕೇಳುವ ಪ್ರತಿಯೊಬ್ಬನಿಗೂ ಕರೆಯುವವನು ಎಲ್ಲೋ ಹತ್ತಿರದಿಂದಲೇ ಕರೆದಿದ್ದಾನೆ ಎಂದು ಭಾಸವಾಗುವುದು.


44. ಭೂಮಿಯು ಬಿರಿದು ಜನರು ಅದರೊಳಗಿನಿಂದ ಹೊರಟು ವೇಗವಾಗಿ ಓಡುತ್ತಿರುವ ಆ ದಿನ ಎಲ್ಲರೂ ನಮ್ಮ ಕಡೆಗೇ ಮರಳಬೇಕಾಗಿದೆ. ಈ ಹಶ್, (ಒಟ್ಟುಗೂಡಿಸುವಿಕೆಯು) ನಮಗೆ ಅತಿ ಸುಲಭ.

يَوْمَ تَشَقُّنُ الْأَرْضُ عَنْهُمْ سِرَاعًا
ذَلِكَ حَشْرٌ عَلَيْكُمْ يُسِيرٌ ﴿٤٤﴾

45. ಸಂದೇಶವಾಹಕರೇ, ಇವರು ಕಟ್ಟುತ್ತಿರುವ ಮಾತುಗಳನ್ನು ನಾವು ಚೆನ್ನಾಗಿ ಬಲ್ಲೆವು. ಇವರನ್ನು ಬಲಾತ್ಕಾರವಾಗಿ ಒಪ್ಪುವಂತೆ ಮಾಡುವುದು ನಿಮ್ಮ ಕೆಲಸವಲ್ಲ. ನೀವು ನನ್ನ ಎಚ್ಚರಿಕೆಯ ಭಯವಿರುವವರಿಗೆ ಈ ಕುರ್ಆನಿನ ಮೂಲಕ ಉಪದೇಶ ನೀಡಿರಿ.

نَحْنُ أَعْلَمُ بِمَا يَقُولُونَ وَمَا أَنْتَ
عَلَيْهِمْ بِجَبَّارٍ فَذَكَرْ بِالْقُرْآنِ
مَنْ يَخَافُ وَعَبِيدٌ ﴿٤٥﴾

26/11



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1-4. ಧೂಳೆಬ್ಬಿಸುವ, ಜಲಭರಿತ ಮೇಘಗಳನ್ನು ಹೊರುವ, ಹಗುರವಾಗಿ ಚಲಿಸುವ ಮತ್ತು ಒಂದು ಮಹಾಕಾರ್ಯದ (ಮಳೆಯ) ವಿತರಣೆ ಮಾಡುವ ಮಾರುತಗಳಾಣೆ-

5. ವಾಸ್ತವದಲ್ಲಿ ಯಾವುದರ ಕುರಿತು ನಿಮ್ಮನ್ನು ಎಚ್ಚರಿಸಲಾಗುತ್ತಿದೆಯೋ ಅದು ಸತ್ಯವಾಗಿದೆ.

6. ಕರ್ಮಗಳ ಪ್ರತಿಫಲವು ಖಂಡಿತವಾಗಿಯೂ ಮುಂದೆ ಬರಲಿಕ್ಕಿದೆ.¹

7. ವಿಭಿನ್ನ ರೂಪಗಳ ಆಕಾಶದಾಣೆ.

8. (ಪರಲೋಕದ ಕುರಿತು) ನಿಮ್ಮ ಹೇಳಿಕೆಗಳು ಪರಸ್ಪರ ವಿಭಿನ್ನವಾಗಿವೆ.²

بِسْمِ اللَّهِ الرَّحْمَنِ الرَّحِيمِ

وَالذُّرِّيَّتِ ذُرَّوًّا ۝۱۰۱
فَالْحَمِيَّتِ ۝۱۰۱
فَالْمُقْسِمِتِ أَمْرًا ۝۱۰۱

إِنَّمَا تُوعَدُونَ لَصَادِقٍ ۝۱۰۱

وَإِنَّ الدِّينَ لَوَاقِعٌ ۝۱۰۱

وَالسَّمَاءِ ذَاتِ الْحُبُكِ ۝۱۰۱

إِنكُم لَكِفِي قَوْلٍ مُّخْتَلِفٍ ۝۱۰۱

1. ಆಣೆ ಹಾಕಲಾಗಿರುವುದು ಈ ವಿಷಯದ ಕುರಿತೇ ಆಗಿದೆ. ಈ ಆಣೆಯ ಅರ್ಥವೇನೆಂದರೆ- ಯಾವ ರೀತಿಯ ಅನುಪಮವಾದ ಕ್ರಮಬದ್ಧತೆ ಮತ್ತು ವ್ಯವಸ್ಥೆಯೊಂದಿಗೆ ಮಳೆಯ ನಿಯಮ ನಿಮ್ಮ ಕಣ್ಣು ಮುಂದೆ ಚಾರಿಯಲ್ಲಿದೆಯೋ, ಅದರಲ್ಲಿ ಯಾವಲ್ಲಾ ಯುಕ್ತಿ ಅಡಕವಾಗಿದೆಯೋ, ಅದಲ್ಲವೂ ಈ ಲೋಕ ಕೇವಲ ನಿರರ್ಥಕ ಮತ್ತು ಉದ್ದೇಶರಹಿತವಾದ ಆಟಕೆಯಲ್ಲ ಎಂಬುದಕ್ಕೆ ಸಾಕ್ಷ್ಯ ವಹಿಸುತ್ತಿದೆ. ಕೋಟ್ಯಾನುಕೋಟಿ ವರ್ಷಗಳಿಂದ ಇಲ್ಲಿ ನಡೆಯುತ್ತಿರುವುದೆಲ್ಲವೂ ತನ್ನಷ್ಟಕ್ಕೆ ನಡೆಯುತ್ತಿರುವ ಆಟವಲ್ಲ. ಬದಲಾಗಿ ಇದು ಅತ್ಯಂತ ಸಮಗ್ರ ಮತ್ತು ಯುಕ್ತಿಪೂರ್ಣವಾದ ವ್ಯವಸ್ಥೆಯಾಗಿದೆ. ಇಲ್ಲಿನ ಪ್ರತಿಯೊಂದು ಕೆಲಸವೂ ನಿರ್ದಿಷ್ಟ ಯುಕ್ತಿ ಮತ್ತು ಉದ್ದೇಶದೊಂದಿಗೆ ನಡೆಯುತ್ತಿದೆ. ಮಾನವನಿಗೆ ಭೂಮಿಯ ಮೇಲೆ ಅಧಿಕಾರಗಳನ್ನು ಕೊಟ್ಟು ಹಾಗೆಯೇ ಬಿಟ್ಟು ಬಿಡಲು, ತನ್ನ ಅಧಿಕಾರಗಳನ್ನು ಅವನು ಹೇಗೆ ಉಪಯೋಗಿಸಿದನೆಂದು ಎಂದೂ ವಿಚಾರಣೆ ನಡೆಸದಿರಲು ಈ ವ್ಯವಸ್ಥೆಯಲ್ಲಿ ಅವಕಾಶವಿಲ್ಲ.
2. ಅರ್ಥಾತ್- ಯಾವ ರೀತಿ ಆಕಾಶದಲ್ಲಿರುವ ಮೋಡಗಳು ಮತ್ತು ನಕ್ಷತ್ರ ಪುಂಜಗಳ ಆಕಾರಗಳು ಭಿನ್ನ ಭಿನ್ನವಾಗಿದೆಯೋ, ಅದರಲ್ಲಿ ಸಾಮ್ಯತೆ ಕಂಡು ಬರುವುದಿಲ್ಲವೋ ಅದೇ ರೀತಿ ಪರಲೋಕದ ಕುರಿತೂ ನೀವು ತರತರದ ಮಾತುಗಳನ್ನಾಡುತ್ತೀರಿ. ಪ್ರತಿಯೊಬ್ಬನ ಮಾತು ಇನ್ನೊಬ್ಬನ ಮಾತಿಗಿಂತ ಭಿನ್ನವಾಗಿದೆ. ದಿವ್ಯವಾಣಿ ಮತ್ತು ಪ್ರವಾದಿಗಳಿಂದ ನಿರಪೇಕ್ಷನಾಗಿ ಮಾನವ ತನ್ನ ಬಗ್ಗೆ ಮತ್ತು ಈ ಲೋಕದ ಪರಿಣಾಮದ ಬಗ್ಗೆ ತಳೆಯುವ ಯಾವುದೇ ನಿರ್ಧಾರ, ಜ್ಞಾನವಿಲ್ಲದೆ ತೆಗೆದುಕೊಳ್ಳುವ ನಿರ್ಧಾರವೆಂಬುದನ್ನು ಇದು ಸಾರಿ ಹೇಳುತ್ತಿದೆ. ಅನ್ಯಥಾ ಅದರ ಬಗ್ಗೆ ತಿಳಿಯಲು ಮಾನವನ ಬಳಿ ನಿಜವಾಗಿಯೂ ಯಾವುದಾದರೂ ಜ್ಞಾನ ಮೂಲವಿದ್ದರೆ ಇಷ್ಟು ವಿಭಿನ್ನ ಸ್ವರೂಪದ ಮತ್ತು ವಿರೋಧಾಭಾಸಕ್ಕೆ ಆಸ್ಪದವಿರುವಂತಹ ವಿಶ್ವಾಸಗಳು ಹುಟ್ಟುತ್ತಿರಲಿಲ್ಲ.

- | | |
|--|---|
| 9. ಸತ್ಯದಿಂದ ವಿಮುಖನಾದವನು ಮಾತ್ರ ಅದರಿಂದ ತಿರುಗಿಸಲ್ಪಡುತ್ತಾನೆ. | يُؤْفِكُ عَنْهُ مَنْ اُفِكَ ۝٩ |
| 10. ಅನುಮಾನದ ಆಧಾರದಲ್ಲಿ ತೀರ್ಮಾನ ಮಾಡುವವರು ನಾಶವಾದರು- ³ | قَتِلَ الْخَرِصُونَ ۝١٠ |
| 11. ಅವರು ಅಜ್ಞಾನದಲ್ಲಿ ಮುಳುಗಿದ್ದಾರೆ ಮತ್ತು ನಿರ್ಲಕ್ಷ್ಯದಲ್ಲಿ ಮೈಮರೆತಿದ್ದಾರೆ- | الَّذِينَ هُمْ فِي غَمْرَةٍ سَاهُونَ ۝١١ |
| 12. "ಪ್ರತಿಫಲದ ಆ ದಿನ ಯಾವಾಗ ಬರಲಿದೆ?" ಎಂದು ಅವರು ಕೇಳುತ್ತಾರೆ. | يَسْأَلُونَ اَيَّانَ يَوْمِ الدِّينِ ۝١٢ |
| 13. ಅದು, ಇವರು ಅಗ್ನಿಯಲ್ಲಿ ಸುಡಲ್ಪಡುವವರು ಬರಲಿದೆ. | يَوْمَ هُمْ عَلَى النَّارِ يُفْتَنُونَ ۝١٣ |
| 14. "ಈಗ ನೀವು ನಿಮ್ಮ ಕ್ಷೋಭೆಯ ರುಚಿಯನ್ನು ಸವಿಯಿರಿ. ನೀವು ಯಾವುದಕ್ಕಾಗಿ ತವಕ ಪಡುತ್ತಿದ್ದೀರೋ ಅದುವೇ ಇದು" ಎಂದು ಇವರೊಡನೆ ಹೇಳಲಾಗುವುದು. ⁴ | ذُوقُوا فِتْنَتَكُمْ هَذَا الَّذِي كُنْتُمْ بِهٖ تَسْتَعْجِلُونَ ۝١٤ |
| 15. ಆದರೆ ಧರ್ಮನಿಷ್ಠರು ಮಾತ್ರ ಅಂದು ಉದ್ಯಾನಗಳಲ್ಲೂ ಚಿಲುಮೆಗಳಲ್ಲೂ ಇರುವರು. | اِنَّ السَّائِقِينَ فِي جَنَّتٍ وَعُيُونٍ ۝١٥ |
| 16. ಅವರ ಪ್ರಭು ಅವರಿಗೆ ದಯಪಾಲಿಸಿದ್ದೆಲ್ಲವನ್ನೂ ಸಂತೋಷದಿಂದ ಸ್ವೀಕರಿಸುತ್ತಿರುವರು. ಅವರು ಆ ದಿನ ಬರುವುದಕ್ಕೆ ಮುಂಚೆ ಸದಾಚಾರಿಗಳಾಗಿದ್ದರು. | اٰخِذِيْنَ مَا اٰتٰهُمْ رَبُّهُمْ اِنَّهُمْ كَانُوْا قَبْلَ ذٰلِكَ مُحْسِنِيْنَ ۝١٦ |
| 17. ರಾತ್ರಿ ಸ್ವಲ್ಪವೇ ನಿದ್ರಿಸುತ್ತಿದ್ದರು- | كَانُوْا قَلِيْلًا مِّنَ الْاَيْلِ مَا يَبْهَجُوْنَ ۝١٧ |
| 18. ಮತ್ತು ಅವರು ರಾತ್ರಿಯ ಕೊನೆಯ ಜಾವಗಳಲ್ಲಿ ಕ್ಷಮಾಯಾಚನೆ ಮಾಡುತ್ತಿದ್ದರು. | وَبِالْاَسْحَارِ هُمْ يَسْتَغْفِرُوْنَ ۝١٨ |
| 19. ಅವರ ಸೊತ್ತುಗಳಲ್ಲಿ ಬೇಡುವವರಿಗೂ ವಂಚಿತರಿಗೂ ಹಕ್ಕಿತ್ತು. ⁵ | وَفِيْ اَمْوَالِهِمْ حَقٌّ لِّلسَّائِلِ وَالْمَحْرُوْمِ ۝١٩ |

3. ಅರ್ಥಾತ್- ತಮ್ಮ ಮಿಥ್ಯ ಅಂದಾಜುಗಳ ಕಾರಣದಿಂದ ಅವರು ಯಾವ ಪರಿಣಾಮದತ್ತ ಸಾಗುತ್ತಿದ್ದಾರೆಂದು ಅವರಿಗೆ ತಿಳಿದಿಲ್ಲ. ವಾಸ್ತವದಲ್ಲಿ ಪರಲೋಕದ ಬಗ್ಗೆ ತಪ್ಪು ನಿರ್ಧಾರ ತಳೆದು ಅನುಸರಿಸಲಾಗುವ ಯಾವುದೇ ಮಾರ್ಗ ವಿನಾಶದಡೆಗೆ ಹೋಗುತ್ತದೆ.
4. 'ಪ್ರತಿಫಲದ ಆ ದಿನ ಯಾವಾಗ ಬರಲಿದೆ?' ಎಂಬ ಸತ್ಯನಿಷೇಧಿಗಳ ಪ್ರಶ್ನೆಯಿಂದ ಧ್ವನಿಸುವ ಅರ್ಥವೇನೆಂದರೆ- ನಾವು ಅದನ್ನು ನಿರಾಕರಿಸಿದ್ದೇವೆ. ನಿರಾಕರಣೆಯ ಶಿಕ್ಷೆ ನಮ್ಮ ಪಾಲಿಗೆ ನಿಶ್ಚಿತವಾಗಿ ಬಿಟ್ಟಿದೆ. ಹಾಗಿದ್ದರೂ ಅದು ಯಾಕೆ ಎದುರಾಗುತ್ತಿಲ್ಲ?
5. ಬೇರೆ ಪದಗಳಲ್ಲಿ ಹೇಳುವುದಾದರೆ ಒಂದೆಡೆ ಅವರು ತಮ್ಮ ಪ್ರಭುವಿನ ಹಕ್ಕುಗಳನ್ನು ಗುರುತಿಸಿ ಅದನ್ನು ಈಡೇರಿಸುತ್ತಿದ್ದರು. ಇನ್ನೊಂದೆಡೆ

20. ದೃಢವಿಶ್ವಾಸವಿರಿಸುವವರಿಗೆ ಭೂಮಿಯಲ್ಲಿ ಅಸಂಖ್ಯಾತ ನಿದರ್ಶನಗಳಿವೆ- ﴿وَ فِي الْأَرْضِ آيَاتٌ لِّلْمُؤْمِنِينَ ۝﴾
21. ಮತ್ತು ಸ್ವತಃ ನಿಮ್ಮ ಅಸ್ತಿತ್ವದಲ್ಲೂ ಇವೆ. ನಿಮಗೇನು ಕಾಣುವ ದಿಲ್ಲವೇ? ﴿وَ فِي أَنفُسِكُمْ أَفَلَا تُبْصِرُونَ ۝﴾
22. ಆಕಾಶದಲ್ಲೇ ನಿಮ್ಮ ಜೀವನಾಧಾರವೂ ನಿಮಗೆ ವಾಗ್ಧಾನ ಮಾಡ ಲಾಗುತ್ತಿರುವ ವಸ್ತುವೂ ಇದೆ.⁶ ﴿وَ فِي السَّمَاءِ رِزْقُكُمْ وَمَا تُوعَدُونَ ۝﴾
23. ಆದುದರಿಂದ ಆಕಾಶ ಮತ್ತು ಭೂಮಿಯ ಪ್ರಭುವಿನಾಣೆ! ಇದು ಸತ್ಯವಾಗಿದೆ. ನೀವು ಮಾತನಾಡುತ್ತಿರುವಷ್ಟೇ ಖಚಿತವಾಗಿದೆ. ﴿كَوْرَتِ السَّمَاءِ وَ الْأَرْضِ إِنَّهُ لَحَقٌّ مِّثْلَ مَا أَنَّكُمْ تَنْطَفِرُونَ ۝﴾
24. ಸಂದೇಶವಾಹಕರೇ, ಇಬ್ಬರಾಹೀಮರ ಸನ್ಮಾನ್ಯ ಅತಿಥಿಗಳ ವೃತ್ತಾಂತವು ನಿಮಗೆ ತಲುಪಿದೆಯೇ? ﴿هَلْ أَتَاكَ حَدِيثٌ ضَيْفِ إِبْرَاهِيمَ الْمُكْرَمِينَ ۝﴾
25. ಅವರು, ಅವರ (ಇಬ್ಬರಾಹೀಮರ) ಬಳಿಗೆ ಬಂದು 'ತಮಗೆ ಸಲಾಮ್' ಎಂದರು. ಅವರು, "ನಿಮಗೂ ಸಲಾಮ್ ಅವರಿಚಿತ ಜನರು!" ಎಂದರು.⁷ ﴿إِذْ دَخَلُوا عَلَيْهِ فَقَالُوا سَلَامًا قَالَ سَلَامٌ قَوْمٍ مُّٰنِكُرُونَ ۝﴾
26. ತರುವಾಯ ಅವರು ಮೆಲ್ಲನೆ ತಮ್ಮ ಮನೆಯವರ ಬಳಿಗೆ ಹೋದರು ಮತ್ತು ಒಂದು (ಹುರಿದ) ಕೊಬ್ಬಿದ ಕರುವನ್ನು ತಂದರು. ﴿فَرَاغَ إِلَىٰ أَهْلِهِ فَجَاءَ بِعِجْلٍ سَمِينٍ ۝﴾

ಅಲ್ಲಾಹನು ನೀಡಿದ ಸ್ವಲ್ಪ ಅಥವಾ ಅಧಿಕ ಸಂಪತ್ತಿನಲ್ಲಿ ತಮ್ಮ ಮತ್ತು ತಮ್ಮ ಮಕ್ಕಳು-ಮರಿಗಳಿಗೆ ಮಾತ್ರ ಹಕ್ಕಿದೆ ಎಂದು ಅವರು ಭಾವಿಸುತ್ತಿರಲಿಲ್ಲ. ಸಹಾಯಾಪೇಕ್ಷಿಯಾದ ಪ್ರತಿಯೊಬ್ಬ ಮಾನವನಿಗೂ ಈ ಸಂಪತ್ತಿನಲ್ಲಿ ಹಕ್ಕಿದೆ ಎಂದು ಅವರು ಭಾವಿಸುತ್ತಿದ್ದರು. ಇದು ದಾಸರೊಂದಿಗೆ ಅವರು ವ್ಯವಹರಿಸುತ್ತಿದ್ದ ರೀತಿಯಾಗಿತ್ತು.

6. ಆಕಾಶವೆಂದು ಇಲ್ಲಿ ಬಾನಲೋಕಕ್ಕೆ ಹೇಳಲಾಗಿದೆ. ಜೀವನಾಧಾರವೆಂದರೆ ಲೋಕದಲ್ಲಿ ಮಾನವನ ಬದುಕು ಮತ್ತು ಕೆಲಸಕ್ಕಾಗಿ ನೀಡಲಾಗಿರುವ ಎಲ್ಲಾ ವಸ್ತುಗಳಾಗಿವೆ. ನಿಮಗೆ ವಾಗ್ಧಾನ ಮಾಡಲಾಗುತ್ತಿರುವ ಎಲ್ಲಾ ವಸ್ತುವೂ ಎಂದರೆ ನಿರ್ಣಾಯಕ ದಿನ, ಆ ದಿನದ ಜಮಾವಣೆ ಮತ್ತು ಚದುರುವಿಕೆ, ವಿಚಾರಣೆ, ಶಿಕ್ಷೆ-ರಕ್ಷೆ, ಸ್ವರ್ಗ-ನರಕ ಇತ್ಯಾದಿಗಳಾಗಿವೆ. ಕುರಾನ್‌ನಲ್ಲಿ ಅಂತೆಯೇ ಎಲ್ಲಾ ಧಾರ್ಮಿಕ ಗ್ರಂಥಗಳಲ್ಲೂ ಅದರ ಬಗ್ಗೆ ವಾಗ್ಧಾನ ಮಾಡಲಾಗಿದೆ. ನಿಮ್ಮಲ್ಲಿ ಯಾರಿಗೆ ಎಷ್ಟನ್ನು ಈ ಲೋಕದಲ್ಲಿ ಪ್ರದಾನ ಮಾಡಬೇಕು ಮತ್ತು ನಿಮ್ಮನ್ನು ವಿಚಾರಣೆಗೆ ಯಾವಾಗ ಕರೆಸಬೇಕು ಎಂಬ ತೀರ್ಮಾನ ಬಾನಲೋಕದಲ್ಲೇ ನಡೆಯುತ್ತದೆ ಎಂಬುದು ದಿವ್ಯವಾಣಿಯ ತಾತ್ಪರ್ಯವಾಗಿದೆ.
7. ಹಿನ್ನೆಲೆಯ ಆಧಾರದಲ್ಲಿ ಈ ಉದ್ಧರಣೆಯನ್ನು ಎರಡು ರೀತಿಯಲ್ಲಿ ಅರ್ಥೈಸಬಹುದು. ಮೊದಲನೆಯದಾಗಿ, ಇಬ್ಬರಾಹೀಮ್(ಅ) ಸ್ವತಃ ಆ ಅತಿಥಿಗಳೊಂದಿಗೆ- "ತಮ್ಮಿಂದ ಪ್ರಯೋಜನ ಪಡೆಯುವ ಅವಕಾಶ ಹಿಂದೆಂದೂ ನಮಗೆ ಲಭಿಸಿರಲಿಲ್ಲ. ಪ್ರಾಯಶಃ ನೀವು ಈ ಪ್ರದೇಶಕ್ಕೆ ಹೊಸತಾಗಿ ಬಂದವರಾಗಿರಬಹುದು" ಎಂದು ಹೇಳಿರಬಹುದು. ಎರಡನೇದಾಗಿ ಸಲಾಮ್‌ಗೆ ಉತ್ತರ ಹೇಳಿದ ನಂತರ ಹ. ಇಬ್ಬರಾಹೀಮ್(ಅ) ತಮ್ಮ ಮನಸ್ಸಿನಲ್ಲೇ ಹೀಗೆಂದಿರಬಹುದು ಅಥವಾ ಮನೆಯಲ್ಲಿ ಆತಿಥ್ಯದ ಏರ್ಪಾಟು ಮಾಡಲು ಹೋಗುತ್ತಾ ತಮ್ಮ ಸೇವಕರೊಡನೆ, "ಇವರು ಕೆಲವು ಅಪರಿಚಿತ ವ್ಯಕ್ತಿಗಳು. ಇದಕ್ಕೆ ಮೊದಲು ಇಂತಹ ಉಜ್ವಲ ವ್ಯಕ್ತಿತ್ವ ಮತ್ತು ಗಾತ್ರದ ವ್ಯಕ್ತಿಗಳು ಈ ಪ್ರದೇಶದಲ್ಲಿ ಕಂಡು ಬಂದಿರಲಿಲ್ಲ" ಎಂದಿರಬಹುದು.

27. ಅತಿಥಿಗಳ ಮುಂದಿಟ್ಟು, "ನೀವು ತಿನ್ನುವುದಿಲ್ಲವೇ?" ಎಂದು ಕೇಳಿದರು. فَفَرَّبَتْ إِلَيْهِمْ قَالِ أَلَا تَأْكُلُونَ ﴿٢٧﴾
28. ತರುವಾಯ ಅವರ ಬಗ್ಗೆ ಅಂಜಿದರು. ಅವರು 'ಹೆದರಬೇಡಿ' ಎಂದರು ಮತ್ತು ಅವರಿಗೆ ಓರ್ವ ಸುಜ್ಞಾನಿ ಪುತ್ರನು ಜನಿಸುವನೆಂಬ ಸುವಾರ್ತೆ ನೀಡಿದರು.⁸ فَأَوْجَسَ مِنْهُمْ خِيفَةً قَالُوا لَا تَخَفُوا وَبَشِّرُوهُ بَعْلًا عَالِيًا ﴿٢٨﴾
29. ಇದನ್ನು ಕೇಳಿ ಅವರ ಪತ್ನಿಯು ಚೀರುತ್ತ ಮುಂದೆ ಬಂದಳು ಮತ್ತು ತನ್ನ ಮುಖಕ್ಕೆ ಬಡಿದುಕೊಳ್ಳುತ್ತ, 'ವೃದ್ಧ, ಬಂಜೆ!' ಎನ್ನ ತೊಡಗಿದಳು.⁹ فَأَقْبَلَتِ امْرَأَتُهَا فِي صَرَاطٍ فَصَكَتَتْ وَجْهَهَا وَقَالَتْ عَجُوزٌ عَقِيمٌ ﴿٢٩﴾
30. *ಆಗ ಅವರು, "ನಿನ್ನ ಪ್ರಭು ಹೀಗೆಯೇ ಹೇಳಿರುತ್ತಾನೆ. ಅವನು ಮಹಾ ಯುಕ್ತಿಪೂರ್ಣನೂ ಸರ್ವಜ್ಞನೂ ಆಗಿರುತ್ತಾನೆ" ಎಂದರು. قَالُوا كَذَلِكَ قَالَ رَبُّكَ طِائِفًا هُوَ الْحَكِيمُ الْعَلِيمُ ﴿٣٠﴾
31. ಇಬ್ನಾಹೀಮರು ಕೇಳಿದರು, "ದೇವದೂತರೇ, ನಿಮ್ಮ ಮುಂದಿನ ಕಾರ್ಯಚರಣೆ ಏನು?" قَالَ فَمَا خَطْبُكُمْ أَيُّهَا الْمُرْسَلُونَ ﴿٣١﴾
32. ಅವರು ಹೇಳಿದರು, "ನಾವು ಒಂದು ಅಪರಾಧಿ ಜನಾಂಗದವರಿಗೆ ಕಳುಹಿಸಲ್ಪಟ್ಟಿದ್ದೇವೆ-¹⁰ قَالُوا إنا أُرْسِلْنَا إِلَى قَوْمٍ مُّجْرِمِينَ ﴿٣٢﴾
33. ಅವರ ಮೇಲೆ ಸುಟ್ಟಮಣ್ಣಿನ ಕಲ್ಲುಗಳ ಮಳೆಗರೆಯಲಿಕ್ಕಾಗಿ- لِنُرْسِلَ عَلَيْكُمْ حِجَارَةً مِّنْ طِينٍ ﴿٣٣﴾
34. ನಿಮ್ಮ ಪ್ರಭುವಿನ ಬಳಿ, ಮೇರೆ ವಿೂರುವವರಿಗಾಗಿ ಅವುಗಳನ್ನು ಗುರುತು ಹಾಕಿ ಇಡಲಾಗಿದೆ."¹¹ سَمَوٰةً عِنْدَ رَبِّكَ لِلْمُسْرِفِينَ ﴿٣٤﴾
35. ತರುವಾಯ¹² ನಾವು ಆ ನಾಡಿನಲ್ಲಿದ್ದ ಸತ್ಯವಿಶ್ವಾಸಿಗಳನ್ನೆಲ್ಲ ಅಲ್ಲಿಂದ ಹೊರತೆಗೆದೆವು- فَأَخْرَجْنَا مَن كَانَ فِيهَا مِنَ الْمُؤْمِنِينَ ﴿٣٥﴾

8. ಇದು ಹ. ಇಸ್ರಾಹೀಮ್(ಅ) ಜನನದ ಸುವಾರ್ತೆಯಾಗಿತ್ತೆಂದು ಹೂದ್ ಅಧ್ಯಾಯದಲ್ಲಿ ಸ್ಪಷ್ಟಪಡಿಸಲಾಗಿದೆ.
9. ಅರ್ಥಾತ್- ಮೊದಲೇ ನಾನು ವೃದ್ಧ. ಜತೆಗೆ ಬಂಜೆ ಕೂಡ. ಹಾಗಿರುವಾಗ ನನಗೆ ಮಗು ಹುಟ್ಟುವುದು ಹೇಗೆ? ಬೈಬಲ್‌ನ ಉದ್ಧರಣೆಯ ಪ್ರಕಾರ ಆಗ ಹ. ಇಬ್ರಾಹೀಮ್‌ರಿಗೆ(ಅ) ನೂರು ವರ್ಷ ಮತ್ತು ಹ. ಸಾರಾಳಿಗೆ ತೊಂಭತ್ತು ವರ್ಷ ಪ್ರಾಯವಾಗಿತ್ತು. (ಆದಿಕಾಂಡ-18:17)
- * ಇಲ್ಲಿಂದ 27ನೇ ಕಾಂಡ ಆರಂಭ.
10. ಅರ್ಥಾತ್- ಲೂತ್ ಸಮುದಾಯ. ಅದರ ಅಪರಾಧಗಳು ಎಷ್ಟು ಹೆಚ್ಚಾಗಿದ್ದವೆಂದರೆ 'ಅಪರಾಧಿ ಜನಾಂಗ' ಎಂಬ ಪದವೇ ಅದು ಯಾವ ಜನಾಂಗ ಎಂಬುದನ್ನು ತಿಳಿಸಲು ಸಾಕಾಗಿತ್ತು.
11. ಅರ್ಥಾತ್- ಪ್ರತಿಯೊಂದು ಕಲ್ಲಿನ ಮೇಲೂ ಅದು ಯಾರನ್ನು ನಾಶಪಡಿಸಬೇಕೆಂದು ನಿಮ್ಮ ಪ್ರಭುವಿನ ವತಿಯಿಂದ ಗುರುತು ಹಚ್ಚಲಾಗಿದೆ.
12. ಹ. ಇಬ್ನಾಹೀಮ್‌ರಿಗೆ(ಅ) ಬಳಿಯಿಂದ ಈ ದೇವಚರರು ಯಾವ ರೀತಿ ಹ. ಲೂತ್‌ರಿಗೆ(ಅ) ಬಳಿಗೆ ತಲಪಿದರು. ಅಲ್ಲಿ ಅವರ ಮತ್ತು ಲೂತ್ ಸಮುದಾಯದ ನಡುವೆ ಏನು ಸಂಭವಿಸಿತು ಎಂಬ ಘಟನೆಗಳನ್ನೆಲ್ಲಾ ನಡುವೆ ಬಿಟ್ಟು ಬಿಡಲಾಗಿದೆ.

36. ಮತ್ತು ಅಲ್ಲಿ ನಾವು ಒಂದು ಮನೆಯ ಹೊರತು ಮುಸ್ಲಿಮರ ಬೇರಾವ ಮನೆಯನ್ನೂ ಕಾಣಲಿಲ್ಲ. ﴿مَا وَجَدْنَا فِيهَا غَيْرَ بَيْتٍ مِنَ الْمُسْلِمِينَ ۝﴾
37. ಅನಂತರ ನಾವು ವೇದನಾಯುಕ್ತ ಯಾತನೆಗೆ ಭಯಪಡುವ ಜನರಿಗಾಗಿ ಒಂದು ನಿದರ್ಶನವನ್ನು ಅಲ್ಲಿ ಬಿಟ್ಟೆವು.¹³ وَتَرَكْنَا فِيهَا آيَةً لِلَّذِينَ يَخَافُونَ الْعَذَابَ الْأَلِيمَ ۝
38. ಮೂಸಾರ ವೃತ್ತಾಂತದಲ್ಲಿ (ನಿಮಗೆ ನಿದರ್ಶನವಿದೆ). ನಾವು ಅವರನ್ನು ಸುಸ್ಪಷ್ಟ ಆಧಾರ ಪ್ರಮಾಣದೊಂದಿಗೆ ಫಿರಾಔನಿನ ಬಳಿಗೆ ಕಳುಹಿಸಿದಾಗ-¹⁴ وَفِي مُوسَى إِذْ أَرْسَلْنَاهُ إِلَى فِرْعَوْنَ بِسُلْطٰنٍ مُّبِينٍ ۝
39. ಅವನು ತನ್ನ ಅಧಿಕಾರ ಬಲದ ಬಗ್ಗೆ ಅಹಂಕಾರಪಟ್ಟು, "ಇವನು ಜಾದೂಗಾರನೋ ಹುಚ್ಚನೋ ಆಗಿದ್ದಾನೆ" ಎಂದನು. فَتَوَلَّىٰ بُرُكْيَهٗ وَقَالَ سِحْرٌ أَوْ مَجْنُونٌ ۝
40. ಕೊನೆಗೆ ನಾವು ಅವನನ್ನೂ ಅವನ ಸೇನೆಗಳನ್ನೂ ಹಿಡಿದೆವು ಮತ್ತು ಸಮುದ್ರಕ್ಕೆ ಎಸೆದು ಬಿಟ್ಟೆವು ಮತ್ತು ಅವನು ನಿಂದ್ಯನಾಗಿ ಬಿಟ್ಟನು. فَآخَذْنَاهُ وَجُودَهُ فَنَبَذْنَاهُمْ فِي الْيَمِّ وَهُوَ مُلِيمٌ ۝
41. 'ಆದ್' ಜನಾಂಗದಲ್ಲಿ (ನಿಮಗೆ ನಿದರ್ಶನವಿದೆ). ನಾವು ಅವರ ಮೇಲೆ ಒಂದು ಅಶುಭ ಗಾಳಿಯನ್ನು ಕಳುಹಿಸಿದಾಗ- وَفِي عَادٍ إِذْ أَرْسَلْنَا عَلَيْهِمُ الرِّيحَ الْعَقِيمَ ۝
42. ಅದು ತಾನು ಹಾದು ಹೋದ ಪ್ರತಿಯೊಂದು ವಸ್ತುವನ್ನೂ ಶಿಥಿಲಗೊಳಿಸಿಬಿಟ್ಟಿತು. مَا تَدْرُسُ مِنْ شَيْءٍ آتَتْ عَلَيْهِ إِلَّا جَعَلَتْهُ كَالرَّمِيمِ ۝
43. 'ಸಮೂದಾ' ಜನಾಂಗದಲ್ಲಿ (ನಿಮಗೆ ನಿದರ್ಶನವಿದೆ) ಒಂದು ನಿಶ್ಚಿತ ಕಾಲದ ವರೆಗೆ ಸುವಿಭೋಗಗಳಲ್ಲಿ ಇದ್ದುಕೊಳ್ಳಿರೆಂದು ಅವರೊಡನೆ ಹೇಳಲಾಗಿತ್ತು. وَفِي ثَمُودَ إِذْ قِيلَ لَهُمْ تَمَتَّعُوا حَتَّىٰ حِينٍ ۝
44. ಆದರೆ, ಈ ಎಚ್ಚರಿಕೆ ಸಿಕ್ಕಿದ ಬಳಿಕವೂ ಅವರು ತಮ್ಮ ಪ್ರಭು ವಿನ ಆಜ್ಞೋಲ್ಲಂಘನೆ ಮಾಡಿದರು. ಕೊನೆಗೆ ಅವರು ನೋಡುತ್ತಿದ್ದಂತೆಯೇ ಹಠಾತ್ತನೆ ಸಿಡಿದು ಬೀಳುವ ಒಂದು ಯಾತನೆ ಅವರ ಮೇಲೆಗಿತ್ತು. فَتَوَّأ عَنْ أَمْرِ رَبِّهِمْ فَآخَذَتْهُمْ الصُّعِقَةُ وَهُمْ يَنْظُرُونَ ۝

13. ಈ ನಿದರ್ಶನವೆಂದರೆ ಮೃತ ಸಾಗರ (Dead Sea) ಅದರ ದಕ್ಷಿಣ ಭಾಗ ಇಂದಿಗೂ ಭಯಾನಕ ವಿನಾಶ ಸಂಭವಿಸಿದ್ದನ್ನು ಸಾರಿ ಹೇಳುತ್ತಿದೆ.

14. ಅರ್ಥಾತ್- ಅತ್ಯಂತ ಸ್ಪಷ್ಟವಾದ ಪವಾಡಗಳು ಮತ್ತು ವ್ಯಕ್ತವಾದ ನಿದರ್ಶನಗಳೊಂದಿಗೆ ಕಳುಹಿಸಿದವು. ಆ ಮೂಲಕ ಅವರು ಭೂಮಿ-ಆಕಾಶಗಳ ಒಡೆಯನ ವತಿಯಿಂದ ನೇಮಿಸಲ್ಪಟ್ಟವರು ಎಂಬ ಬಗ್ಗೆ ಯಾವುದೇ ಸಂಶಯ ಉಳಿದಿರಲಿಲ್ಲ.

45. ಅನಂತರ ಅವರಲ್ಲಿ ಎದ್ದು ನಿಲ್ಲುವ ಶಕ್ತಿಯಾಗಲಿ ತಮ್ಮನ್ನು ರಕ್ಷಿಸಿಕೊಳ್ಳುವ ಸಾಮರ್ಥ್ಯವಾಗಲಿ ಉಳಿಯಲಿಲ್ಲ.

فَمَا اسْتَطَاعُوا مِنْ قِيَامٍ وَمَا
كَانُوا مُتَّصِرِينَ ۝

46. ಇವರೆಲ್ಲರಿಗಿಂತ ಮುಂಚೆ ನಾವು 'ನೂಹ'ರ ಜನಾಂಗವನ್ನು ನಾಶಗೊಳಿಸಿದವು. ಏಕೆಂದರೆ ಅವರು ಕರ್ಮಭ್ರಷ್ಟ ಜನರಾಗಿದ್ದರು.

وَقَوْمٍ نُوحٍ مِنْ قَبْلِهِمْ كَانُوا
قَوْمًا فَاسِقِينَ ۝

47. ನಾವು ಆಕಾಶವನ್ನು ನಮ್ಮ ಶಕ್ತಿಯಿಂದ ನಿರ್ಮಿಸಿರುತ್ತೇವೆ ಮತ್ತು ನಮಗೆ ಅದರ ಸಾಮರ್ಥ್ಯವಿದೆ.¹⁵

وَالسَّمَاءَ بَنَيْنَاهَا بِأَيْدٍ وَإِنَّا
لَمُوسِعُونَ ۝

48. ಭೂಮಿಯನ್ನು ನಾವು ಹಾಸಿರುತ್ತೇವೆ, ನಾವು ಅತ್ಯುತ್ತಮವಾಗಿ ಸಮತಟ್ಟುಗೊಳಿಸುವವರಾಗಿದ್ದೇವೆ.

وَإِلَّا رَضَ قَرَشْنَاهَا فَفَنَعَمَ الْمَهْدُونَ ۝

49. ನಾವು ಪ್ರತಿಯೊಂದು ವಸ್ತುವಿನ ಜೋಡಿಗಳನ್ನು ಮಾಡಿರುತ್ತೇವೆ,¹⁶- ನೀವು ಇದರಿಂದ ಪಾಠ ಕಲಿಯಬಹುದೆಂದು.¹⁷

وَمِنْ كُلِّ شَيْءٍ خَلَقْنَا سَوْجَدِينَ
لَعَلَّكُمْ تَذَكَّرُونَ ۝

50. ಆದುದರಿಂದ ನೀವು ಅಲ್ಲಾಹನ ಕಡೆಗೆ ಧಾವಿಸಿರಿ. ನಾನು ನಿಮಗೆ ಅವನ ಕಡೆಯಿಂದ ಸುವ್ಯಕ್ತ ಎಚ್ಚರಿಕೆ ನೀಡುವವನಾಗಿದ್ದೇನೆ.

فَفِرُّوْا إِلَى اللَّهِ إِنِّي لَكُمْ مِنْهُ
نَذِيرٌ مُبِينٌ ۝

51. ಅಲ್ಲಾಹನೊಂದಿಗೆ ಇತರರನ್ನು ಆರಾಧ್ಯರಾಗಿ ಮಾಡಿಕೊಳ್ಳಬೇಡಿರಿ. ನಾನು ನಿಮಗೆ ಅವನ ಕಡೆಯಿಂದ ಸುವ್ಯಕ್ತ ಎಚ್ಚರಿಕೆ ನೀಡುವವನಾಗಿದ್ದೇನೆ.¹⁸

وَلَا تَجْعَلُوا مَعَ اللَّهِ إِلَهًا آخَرَ
إِنِّي لَكُمْ مِنْهُ نَذِيرٌ مُبِينٌ ۝

15. ಮೂಲದಲ್ಲಿ 'ವ ಇನ್ನಾ ಲ ಮೂಸಿಲೂನ್' ಎಂಬ ಪದ ಪ್ರಯೋಗವಾಗಿದೆ. 'ಮೂಸಿಲ್'ನ ಅರ್ಥ ಶಕ್ತಿ ಸಾಮರ್ಥ್ಯ ಹೊಂದಿರುವವನು ಎಂದೂ ಆಗುತ್ತದೆ. ಹಾಗೆಯೇ ವ್ಯಾಪಕಗೊಳಿಸುವವನೆಂದೂ ಆಗುತ್ತದೆ. ಮೊದಲನೆಯ ಅರ್ಥದ ಆಧಾರದಲ್ಲಿ, ಈ ಮಾತಿನ ಅರ್ಥ ಆಕಾಶವನ್ನು ನಾವು ಯಾರ ನೆರವಿನಿಂದಲೂ ಅಲ್ಲ, ಬದಲಾಗಿ ನಮ್ಮ ಸಾಮರ್ಥ್ಯದಿಂದ ಸೃಷ್ಟಿಸಿದವು, ಅದರ ಸೃಷ್ಟಿ ನಮ್ಮ ಶಕ್ತಿಗೆ ಮೀರಿದ ವಿಷಯವಾಗಿರಲಿಲ್ಲ. ಹಾಗಿರುವಾಗ ನಾವು ನಿಮ್ಮನ್ನು ಮತ್ತೊಮ್ಮೆ ಸೃಷ್ಟಿಸಲಾರವು ಎಂದು ನೀವು ಕಲ್ಪಿಸಿಕೊಂಡದ್ದು ಹೇಗೆ? ಎಂದಾಗುತ್ತದೆ. ಎರಡನೆಯ ಅರ್ಥದ ಆಧಾರದಲ್ಲಿ ಅದರ ಅರ್ಥ, ಈ ವಿಶಾಲ ನಿಸರ್ಗವನ್ನು ನಾವು ಒಮ್ಮೆಗೇ ಸೃಷ್ಟಿಸಿ ಬಿಟ್ಟಿಲ್ಲ. ಬದಲಾಗಿ ನಿರಂತರ ಅದನ್ನು ವಿಶಾಲಗೊಳಿಸುತ್ತಿದ್ದೇವೆ. ಪ್ರತಿಕ್ಷಣವೂ ಅದರಲ್ಲಿ ನಮ್ಮ ಸೃಷ್ಟಿ ವೈಚಿತ್ರ್ಯಗಳು ಕಾಣಿಸುತ್ತಿರುತ್ತವೆ. ಇಂತಹ ಪರಮ ಸಮರ್ಥನಾದ ಸೃಷ್ಟಿಕರ್ತನ ಬಗ್ಗೆ ಅವನಿಗೆ ಮತ್ತೊಮ್ಮೆ ಸೃಷ್ಟಿಸಲು ಸಾಧ್ಯವಿಲ್ಲವೆಂದು ನೀವೇಕೆ ಕಲ್ಪಿಸಿಕೊಳ್ಳುತ್ತೀರಿ.

16. ಅರ್ಥಾತ್- ಭೂಮಿಯಲ್ಲಿರುವ ಎಲ್ಲಾ ವಸ್ತುಗಳನ್ನು ಜೋಡಿಗಳ ರೂಪದಲ್ಲಿ ಸೃಷ್ಟಿಸಲಾಗಿದೆ. ವಿಶ್ವದ ಮಹಾ ಉದ್ಯಮ ಈ ನಿಯಮದ ಆಧಾರದಲ್ಲೇ ನಡೆಯುತ್ತಿದೆ. ಕೆಲವು ವಸ್ತುಗಳು ಮತ್ತೆ ಕೆಲವು ವಸ್ತುಗಳೊಂದಿಗೆ ಜತೆಗೊಡುತ್ತವೆ. ಈ ಜತೆ ಸೇರುವಿಕೆಯಿಂದಲೇ ತರತರದ ಸಂಯುಕ್ತ ವಸ್ತುಗಳು ಅಸ್ತಿತ್ವಕ್ಕೆ ಬರುತ್ತವೆ. ಇಲ್ಲಿರುವ ಯಾವ ವಸ್ತುವೂ ಜತೆಯನ್ನು ಹೊಂದದೆ ಒಂಟಿಯಾಗಿಲ್ಲ. ಬದಲಾಗಿ ವಸ್ತುಗಳೆಲ್ಲವೂ ತನ್ನ ಜತೆಯನ್ನು ಸೇರಿದ ನಂತರವೇ ಪರಿಣಾಮಕಾರಿ ಎನಿಸಿಕೊಳ್ಳುತ್ತವೆ.

17. ಅರ್ಥಾತ್- ಪರಲೋಕವೇ ಈ ಲೋಕದ ಜತೆಯಾಗಿದೆ ಅದರ ಹೊರತು ಲೋಕದ ಜೀವನ ಅರ್ಥಹೀನವೆನಿಸಿಕೊಳ್ಳುತ್ತದೆ ಎಂಬ ಪಾಠ.

18. ಈ ಉದ್ಧರಣೆ ಅಲ್ಲಾಹನ ವಾಣಿಯೇ ಆಗಿದ್ದರೂ, ಇದರಲ್ಲಿ ವ್ಯಕ್ತವಾಗಿರುವ ಮಾತು ಅಲ್ಲಾಹನದಲ್ಲ ಬದಲಾಗಿ ಪ್ರವಾದಿಯರದ್ದಾಗಿದೆ(ಸ). ವಾಸ್ತವದಲ್ಲಿ ಅಲ್ಲಾಹನು ತನ್ನ ಪ್ರವಾದಿಯ ಬಾಯಿಯಿಂದ, "ಅಲ್ಲಾಹನಡೆಗೆ ಧಾವಿಸಿರಿ. ನಾನು ಅವನ ವತಿಯಿಂದ ನಿಮಗೆ ಎಚ್ಚರಿಕೆ ಕೊಡುವವನಾಗಿದ್ದೇನೆ" ಎಂದು ಹೇಳುತ್ತಿದ್ದಾನೆ.

52. ಹೀಗೆಯೇ ಆಗುತ್ತಾ ಬಂದಿದೆ. ಇವರಿಗಿಂತ ಮುಂಚಿನ ಜನಾಂಗಗಳ ಬಳಿಗೂ ಸಂದೇಶವಾಹಕರು ಬಂದಾಗ ಅವರನ್ನು ಇವರು ಜಾದೂಗಾರ ಅಥವಾ ಹುಚ್ಚ ಎಂದು ಹೇಳದೆ ಬಿಡಲಿಲ್ಲ.

كَذَلِكَ مَا آتَى الَّذِينَ مِنْ قَبْلِهِمْ
مِّنْ رَسُولٍ إِلَّا قَالُوا سَاحِرٌ
أَوْ مَجْنُونٌ ﴿٥٢﴾

53. ಇವರೆಲ್ಲರೂ ಈ ವಿಷಯದಲ್ಲಿ ಪರಸ್ಪರ ಒಪ್ಪಂದ ಮಾಡಿ ಕೊಂಡಿರುವರೇ? ಇಲ್ಲ. ವಾಸ್ತವದಲ್ಲಿ ಇವರೆಲ್ಲರೂ ವಿದ್ರೋಹಿಗಳಾಗಿದ್ದಾರೆ.¹⁹

أَتَوَاصَوْا بِهِمْ بَلْ هُمْ قَوْمٌ طَاغُونَ ﴿٥٣﴾

54. ಆದುದರಿಂದ ಸಂದೇಶವಾಹಕರೇ, ಇವರ ಕಡೆಯಿಂದ ಮುಖ ತಿರುಗಿಸಿಕೊಳ್ಳಿರಿ. ನಿಮ್ಮ ಮೇಲೇನೂ ಅಪವಾದವಿಲ್ಲ.

فَتَوَلَّ عَنَّهُمْ فَمَا أَنْتَ بِمَلُومٍ ﴿٥٤﴾

55. ಆದರೆ ಉಪದೇಶ ಮಾಡುತ್ತಲಿರಿ. ಏಕೆಂದರೆ ಉಪದೇಶವು ಸತ್ಯವಿಶ್ವಾಸ ಸ್ವೀಕರಿಸುವವರ ಪಾಲಿಗೆ ಉಪಯುಕ್ತವಾಗಿರುತ್ತದೆ.

وَذَكَرْ فَإِنَّ الدِّكْرَى تَنْفَعُ الْمُؤْمِنِينَ ﴿٥٥﴾

56. ನಾನು ಯಕ್ಷಗಳನ್ನೂ ಮನುಷ್ಯರನ್ನೂ ಸೃಷ್ಟಿಸಿರುವುದು ನನ್ನ ದಾಸ್ಯ ಮತ್ತು ಆರಾಧನೆಗಾಗಿಯೇ ಹೊರತು ಬೇರಾವುದೇ ಕಾರ್ಯಕ್ಕಾಗಿ ಅಲ್ಲ.²⁰

وَمَا خَلَقْتُ الْجِنَّ وَالْإِنْسَ إِلَّا
لِيَعْبُدُونِ ﴿٥٦﴾

57. ನಾನು ಅವರಿಂದ ಜೀವನಾಧಾರವನ್ನೇನೂ ಬಯಸುವುದಿಲ್ಲ ಮತ್ತು ಅವರು ನನಗೆ ಉಣಿಸಬೇಕೆಂದೂ ಅಪೇಕ್ಷಿಸುವುದಿಲ್ಲ.

مَا أُرِيدُ مِنْهُمْ مِنْ رِّزْقٍ وَمَا
أُرِيدُ أَنْ يُطْعَمُونِ ﴿٥٧﴾

58. ಅಲ್ಲಾಹನು ಸ್ವಯಂ ಮಹಾ ಅನ್ನದಾತನು, ಮಹಾಶಕ್ತಿಶಾಲಿ ಮತ್ತು ಪ್ರಚಂಡನಾಗಿದ್ದಾನೆ.

إِنَّ اللَّهَ هُوَ الرَّزَّاقُ ذُو الْقُوَّةِ الْمَتِينُ ﴿٥٨﴾

59. ಆದುದರಿಂದ ಯಾರು ಅಕ್ರಮವೆಸಗಿದರೋ²¹ ಅವರ ಪಾಲಿಗೆ,

فَأِنَّ لِلَّذِينَ ظَلَمُوا ذُنُوبًا مِّثْلَ ذُنُوبِ

19. ಅರ್ಥಾತ್- ಪ್ರವಾದಿಗಳ ಸಂದೇಶಕ್ಕೆ ಪ್ರತಿಯಾಗಿ ವಿವಿಧ ಜನಾಂಗ ಮತ್ತು ರಾಷ್ಟ್ರಕ್ಕೆ ಸೇರಿದ ಜನರ ಧೋರಣೆ ಸಾಮಿರಾರು ವರ್ಷಗಳಲ್ಲಿ ಎಲ್ಲಾ ಕಾಲಗಳಲ್ಲಿ ಸಮಾನವಾಗಿತ್ತು. ಹಿಂದಿನ ಮುಂದಿನ ಜನಾಂಗಗಳೆಲ್ಲವೂ ಒಂದು ಸಭೆ ಕರೆದು ಯಾವುದೇ ಪ್ರವಾದಿ ಸಂದೇಶ ನೀಡಿದರೆ ಅದಕ್ಕೆ ಹೀಗೆ ಉತ್ತರಿಸಬೇಕೆಂದು ತೀರ್ಮಾನಿಸಿರುವುದು ಇದಕ್ಕೆ ಕಾರಣವಲ್ಲ. ನಿಜವಾಗಿ ಅವರ ಧೋರಣೆಯಲ್ಲಿರುವ ಈ ಸಮಾನತೆಗೆ ಕಾರಣ, ಬಂಡಾಯ ಮತ್ತು ವಿದ್ರೋಹ ಅವರ ಸಮಾನ ವೈಶಿಷ್ಟ್ಯವಾಗಿರುವುದೇ ಆಗಿದೆ.

20. ಅರ್ಥಾತ್- ನಾನು ಅವರನ್ನು ಇತರರ ದಾಸ್ಯಕ್ಕಾಗಿ ಸೃಷ್ಟಿಸಿಲ್ಲ ಬದಲಾಗಿ ನನ್ನ ದಾಸ್ಯಕ್ಕಾಗಿ ಸೃಷ್ಟಿಸಿದ್ದೇನೆ. ನಾನು ಅವರ ಸೃಷ್ಟಿಕರ್ತನಾಗಿರುವುದರಿಂದ ಅವರು ನನ್ನ ದಾಸ್ಯ ಕೈಗೊಳ್ಳಬೇಕಾಗಿದೆ. ಇತರರು ಅವರನ್ನು ಸೃಷ್ಟಿಸಿಲ್ಲ, ಹಾಗಿರುವಾಗ ಅವರ ದಾಸ್ಯದ ಹಕ್ಕು ಅವರಿಗೆ ಎಲ್ಲಿಂದ ಬರುತ್ತದೆ. ಅವರ ಸೃಷ್ಟಿಕರ್ತ ನಾನಾಗಿರುವಾಗ ಅವರು ಇತರರ ದಾಸ್ಯ ಕೈಗೊಳ್ಳುತ್ತಾ ತಿರುಗುವುದು ಸಮೃತ್ತವಾಗುವುದಾದರೂ ಹೇಗೆ?

21. ಅಕ್ರಮವೆಂದರೆ ಇಲ್ಲಿ ಸತ್ಯ ಮತ್ತು ವಾಸ್ತವಿಕತೆಯ ವಿರುದ್ಧ ಮತ್ತು ಸ್ವತಃ ತನ್ನ ಪ್ರಕೃತಿಯ ವಿರುದ್ಧ ನಡೆಸುವ ಅಕ್ರಮವಾಗಿದೆ.



ಅವರಂತಿದ್ದವರ ಪಾಲಿಗೆ ಸಿಕ್ಕಿದಂತಹ ಯಾತನೆಯೇ ಸಿದ್ಧವಿದೆ.
ಅದಕ್ಕಾಗಿ ಇವರು ನನ್ನೊಡನೆ ತವಕ ಪಡುವುದು ಬೇಡ.

60. ಕೊನೆಯಲ್ಲಿ ಯಾವ ದಿನದ ಬಗ್ಗೆ ಎಚ್ಚರಿಸಲಾಗುತ್ತಿದೆಯೋ ಆ ದಿನ ಸತ್ಯನಿಷೇಧಿಗಳಿಗೆ ವಿನಾಶವಿದೆ.

﴿أَصْحَابِهِمْ فَلَا يَسْتَعْجِلُونَ﴾

﴿قَوْلِ الَّذِينَ كَفَرُوا مِنْ يَوْمِهِمُ
الَّذِي يُوعَدُونَ﴾

۲۷



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. 'ತೂರ್' (ಪರ್ವತ)ದ ಆಣೆ -
- 2-3. ಕೋಮಲವಾದ ಹಾಳೆಯ ಮೇಲೆ ಬರೆಯಲ್ಪಟ್ಟಿರುವ ತೆರೆದ ಗ್ರಂಥದ ಆಣೆ-
4. ತುಂಬಿದ ಮನೆಯ ಆಣೆ-
5. ಎತ್ತರವಾದ ಛಾವಣಿಯ ಆಣೆ-
6. ಮತ್ತು ತೆರೆಯೇಳುವ ಸಮುದ್ರದ ಆಣೆ-
7. ನಿನ್ನ ಪ್ರಭುವಿನ ಯಾತನೆ ಖಂಡಿತ ಸಂಭವಿಸಲಿದೆ,
8. ಅದನ್ನು ಯಾರೂ ತಡೆಯುವವರಿಲ್ಲ!-

وَ الطُّورِ ١

وَ كِتَابٍ مَّسْطُورٍ ٢

فِي رَاقٍ مَّنْشُورٍ ٣

وَ الْبَيْتِ الْمَعْمُورِ ٤

وَ السَّقْفِ الْمَرْفُوعِ ٥

وَ الْبَحْرِ الْمَسْجُورِ ٦

إِنَّ عَذَابَ رَبِّكَ لَوَاقِعٌ ٧

مَا لَهُ مِنْ دَافِعٍ ٨

1. ಪ್ರಭುವಿನ ಯಾತನೆಯೆಂದರೆ ಪರಲೋಕ. ಸತ್ಯನಿಷೇಧಿಗಳ ಪಾಲಿಗೆ ಪರಲೋಕ ಆಸನ್ನವಾಗುವುದೆಂದರೆ, ಯಾತನೆ ಬಂದಂತೆಯೇ ಸರಿ. ಅದು ಆಸನ್ನವಾಗಲಿರುವ ಕುರಿತು ಐದು ವಿಷಯಗಳ ಆಣೆ ಹಾಕಲಾಗಿದೆ. ಅರ್ಥಾತ್, ಈ ಐದು ಸೂಕ್ತಗಳು ಅದು ಆಸನ್ನವಾಗಲಿರುವುದರ ಸಾಕ್ಷ್ಯ ನುಡಿಯುತ್ತಿವೆ-
 - I. ಶೋಷಿತ ಜನಾಂಗವೊಂದನ್ನು ಮೇಲೆತ್ತಿ ಶೋಷಕ ಜನಾಂಗದ ಪತನದ ತೀರ್ಮಾನ ಮಾಡಲಾದ ತೂರ್ ಪರ್ವತ. ಈ ತೀರ್ಮಾನ ದೇವನ ದೇವತ್ವ ಅಪ್ಪವಸ್ಥೆಯಿಂದ ಕೂಡಿದ್ದ ಎಂಬುದರ ಸೂಚನೆಯಾಗಿದೆ.
 - II. ಪವಿತ್ರ ಗ್ರಂಥಗಳ ಸಂಕಲನ. ಪುರಾತನ ಕಾಲದಲ್ಲಿ ಅದನ್ನು ಕೋಮಲವಾದ ತೋಗಲಿನಲ್ಲಿ ಬರೆದಿಡಲಾಗುತ್ತಿತ್ತು. ಎಲ್ಲಾ ಕಾಲಗಳಲ್ಲಿ ಅಲ್ಲಾಹನ ವತಿಯಿಂದ ಬಂದ ಪ್ರವಾದಿಗಳು ಪರಲೋಕ ಬರಲಿದೆ ಎಂಬ ಸುದ್ದಿ ತಲಪಿಸಿದ್ದರೆಂಬುದಕ್ಕೆ ಇದು ಸಾಕ್ಷಿಯಾಗಿದೆ.
 - III. 'ತುಂಬಿದ ಮನೆ' ಎಂದರೆ ಕಲಬಾ ಭವನ. ಅದನ್ನೊಂದು ನಿರ್ಜನ ಪ್ರದೇಶದಲ್ಲಿ ನಿರ್ಮಿಸಲಾಯಿತು. ಅನಂತರ ಅಲ್ಲಾಹನು ಅಲ್ಲಿ ಬೇರಾವುದೇ ಭವನಕ್ಕೂ ದಯಪಾಲಿಸಿರದಂತಹ ಜನದಟ್ಟಣೆಯನ್ನು ದಯ ಪಾಲಿಸಿದನು. ಹ. ಇಬ್‌ರಾಹೀಮ್‌(ಅ) ಅದನ್ನು ನಿರ್ಜನ ಬೆಟ್ಟದ ನಡುವೆ ನಿರ್ಮಿಸಿ ಹಜ್ಜ್‌ನ ಕರೆ ನೀಡಿದ್ದರು. ಸಾವಿರಾರು ವರ್ಷಗಳ ತನಕ ಜಗತ್ತಿನ ಜನರು ಆ ಕಡೆಗೆ ನಿರಂತರ ಹರಿದು ಬರುವರೆಂದು ಆಗ ಯಾರಿಗೂ ಅಂದಾಜಿಸಲಿಕ್ಕೂ ಸಾಧ್ಯವಿರಲಿಲ್ಲ.
 - IV. ಎತ್ತರವಾದ ಛಾವಣಿ ಎಂದರೆ ಆಕಾಶ.
 - V. ತೆರೆಯೇಳುವ ಸಮುದ್ರ. ಇವೆಲ್ಲವೂ ಅಲ್ಲಾಹನ ಸಾಮರ್ಥ್ಯದ ಸ್ಪಷ್ಟ ನಿದರ್ಶನಗಳಾಗಿವೆ. ಅವುಗಳನ್ನು ಉಂಟು ಮಾಡುವವನು

9-10. ಆಕಾಶವು ತೀವ್ರವಾಗಿ ಓಲಾಡುವ ಹಾಗೂ ಪರ್ವತಗಳು ಹಾರಾಡುವ ದಿನ ಅದು ಸಂಭವಿಸುವುದು.

يَوْمَ تَمُورُ السَّمَاءُ مَوْرًا ۙ
وَتَسِيرُ الْجِبَالُ سَيْرًا ۝

11-12. ಇಂದು ವಿನೋದಕ್ಕಾಗಿ ವಾಗ್ವಾದಗಳನ್ನು ನಡೆಸುವುದರಲ್ಲೇ ಮಗ್ನರಾಗಿರುವ ಸತ್ಯಧಿಕ್ಕಾರಿಗಳಿಗೆ ಅಂದು ವಿನಾಶವಿದೆ.

قَوِيلٌ يَوْمَئِذٍ لِلْمُكَذِّبِينَ ۙ
الَّذِينَ هُمْ فِي حَوْضٍ يَلْعَبُونَ ۝

13. ಅವರನ್ನು ಅಟ್ಟಿಸಿಕೊಂಡು ನರಕಾಗ್ನಿಯ ಕಡೆಗೆ ಕೊಂಡೊಯ್ಯುವುದು,

يَوْمَ يُدْعَوْنَ إِلَىٰ نَارِجَهَنَّمَ دَعًّا ۝

14. ಅವರೊಡನೆ ಹೇಳಲಾಗುವುದು; "ಇದು ನೀವು ಸುಳ್ಳಾಗಿಸುತ್ತಿದ್ದ ನರಕಾಗ್ನಿಯೇ ಆಗಿದೆ.

هَذِهِ النَّارُ الَّتِي كُنْتُمْ بِهَا تُكَذِّبُونَ ۝

15. ಈಗ ಹೇಳಿರಿ- ಇದು ಮಾಟವೇ ಅಥವಾ ನಿಮಗೆ ತೋಚುವುದಿಲ್ಲವೇ?

أَفَسِحْرٌ هَذَا أَمْ أَنْتُمْ لَا تُبْصِرُونَ ۝

16. ಇನ್ನು ಅದರೊಳಗೆ ಬಿದ್ದು ಕರಟಿ ಹೋಗಿರಿ. ನೀವು ಸಹಿಸಿದರೂ ಸಹಿಸದಿದ್ದರೂ ನಿಮ್ಮ ಮಟ್ಟಿಗೆ ಸಮಾನವಾಗಿದೆ. ನೀವು ಯಾವ ತರದ ಕರ್ಮವೆಸಗಿದ್ದಿರೋ ಅದೇ ತರದ ಪ್ರತಿಫಲವನ್ನು ನಿಮಗೆ ಕೊಡಲಾಗುತ್ತಿದೆ" ಎಂದು ಹೇಳಲಾಗುವುದು.

أَصْلَوْهَا فَاصْبِرُوا أَوْ لَا تَصْبِرُوا سَوَاءٌ
عَلَيْكُمْ إِنَّمَا تُجْزَوْنَ مَا كُنْتُمْ تَعْمَلُونَ ۝

17. 'ಧರ್ಮನಿಷ್ಠರು' ಅಲ್ಲಿ ಸ್ವರ್ಗೋದ್ಯಾನಗಳಲ್ಲಿಯೂ ಸುಖಸೌಭಾಗ್ಯಗಳಲ್ಲಿಯೂ ಇರುವರು.

إِنَّ الْمُتَّقِينَ فِي جَنَّاتٍ وَنَعِيمٍ ۝

18. ಅವರ ಪ್ರಭು ಅವರಿಗೆ ದಯಪಾಲಿಸಲಿರುವ ವಸ್ತುಗಳನ್ನು ಆಸ್ವದಿಸುತ್ತಿರುವರು ಮತ್ತು ಅವರ ಪ್ರಭು ಅವರನ್ನು ನರಕಯಾತನೆಯಿಂದ ರಕ್ಷಿಸಿಕೊಳ್ಳುವನು.

فَكِهِينَ بِمَا آتَاهُمْ رَبُّهُمْ وَوَقَّهُمْ
رَبُّهُمْ عَذَابَ الْجَحِيمِ ۝

19. "ನೀವು ಮಾಡುತ್ತಲಿದ್ದ ಕರ್ಮಗಳ ಪ್ರತಿಫಲವಾಗಿ ಸಂತೋಷದಿಂದ ಉಣ್ಣಿರಿ ಮತ್ತು ಕುಡಿಯಿರಿ" (ಎಂದು ಅವರೊಡನೆ ಹೇಳಲಾಗುವುದು).

كُلُوا وَاشْرَبُوا هَنِيئًا بِمَا كُنْتُمْ تَعْمَلُونَ ۝

20. ಅವರು ಎದುರುಬದುರಾಗಿ ಇರಿಸಲಾಗಿರುವ ಪೀಠಗಳಲ್ಲಿ ದಿಂಬುಗಳಿಗೆ ಒರಗಿ ಕುಳಿತಿರುವರು ಮತ್ತು ನಾವು ಸುಂದರ ನಯನಗಳುಳ್ಳ 'ಹೂರ್'ಗಳನ್ನು ಅವರಿಗೆ ವಿವಾಹ ಮಾಡಿಕೊಡುವೆವು.

مُتَكِّينَ عَلَىٰ سُرُجٍ مَّصْفُوفَةٍ ۙ
وَرَوَّحَهُمْ بِحُورٍ مَّعِينٍ ۝

ಪರಲೋಕವನ್ನು ಟು ಮಾಡಲು ಅಸಮರ್ಥನಲ್ಲ ಎಂದು ಇವು ಸಾಕ್ಷ್ಯ ನುಡಿಯುತ್ತಿವೆ.

21. ಸತ್ಯವಿಶ್ವಾಸಿಗಳನ್ನೂ ವಿಶ್ವಾಸದ ಯಾವ ಮಟ್ಟದಲ್ಲಾದರೂ ಅವರನ್ನು ಅನುಸರಿಸಿದ ಅವರ ಸಂತಾನಗಳನ್ನೂ ನಾವು ಸ್ವರ್ಗದಲ್ಲಿ ಅವರೊಂದಿಗೆ ಸೇರಿಸುವೆವು ಮತ್ತು ಅವರ ಕರ್ಮದಲ್ಲೇನೂ ಅವರಿಗೆ ಕೊರತೆ ಮಾಡಲಾರವು. ಪ್ರತಿಯೊಬ್ಬನೂ ತನ್ನ ದುಡಿಮೆಯ ಬದಲಿಗೆ ಅಡವಾಗಿದ್ದಾನೆ.²

وَالَّذِينَ آمَنُوا وَاتَّبَعَتْهُمْ ذُرِّيَّتُهُمْ
بِإِيمَانٍ الْحَفَنَّا بِهِمْ ذُرِّيَّتَهُمْ وَمَا
آلَتْهُمْ مِنْهُمْ مِنْ شَيْءٍ كُلِّ
أَمْرٍ بِمَا كَسَبَ رَهِيْنٌ ﴿١٧﴾

22. ನಾವು ಅವರಿಗೆ ಎಲ್ಲ ತರದ ಫಲವನ್ನೂ ಮಾಂಸವನ್ನೂ ಅವರ ಮನಸ್ಸು ಇಷ್ಟಪಡುವಂತಹದಲ್ಲವನ್ನೂ ಧಾರಾಳವಾಗಿ ಕೊಡುತ್ತೇ ಇರುವೆವು.

وَأَمَدَدْنَاهُمْ بِفَاكِهَةٍ وَلَحْمٍ
مِّمَّا يَشْتَهُونَ ﴿١٨﴾

23. ಅವರು ಪರಸ್ಪರರಿಂದ ಪಾನಪಾತ್ರೆಗಳನ್ನು ತೆಗೆದುಕೊಳ್ಳುವರು. ಅಸಂಬದ್ಧ ಮಾತಾಗಲಿ, ದುರ್ನಡೆಯಾಗಲಿ ಅವರಲ್ಲಿರಲಾರದು.³

يَتَنَاوَعُونَ فِيهَا كَأَسَا لَا تَعُو فِيهَا
وَلَا تَأْتِيْمٌ ﴿١٩﴾

24. ಅವರಿಗಾಗಿಯೇ (ಅವರ ಸೇವೆಗಾಗಿಯೇ) ಮಿಸಲಿರುವ ಬಾಲಕರು ಅವರ ಸೇವೆಗಾಗಿ ಧಾವಿಸುತ್ತಿರುವರು. ಅವರು ಬಚ್ಚಿಟ್ಟ ಮುತ್ತಿನಂತೆ ಸುಂದರರಾಗಿರುವರು.

وَيَطُوبُ عَلَيْهِمْ غُلَامٌ لَّهُمْ كَأَلَّهُمْ
لُؤْلُؤًا مَّكْنُونًا ﴿٢٠﴾

25. ಈ ಜನರು ಪರಸ್ಪರರೊಡನೆ (ಭೂಲೋಕದಲ್ಲಿ ಗತಿಸಿದ) ಪರಿಸ್ಥಿತಿಗಳನ್ನು ವಿಚಾರಿಸುವರು.

وَأَقْبَلَ بَعْضُهُمْ عَلَى بَعْضٍ يَتَسَاءَلُونَ ﴿٢١﴾

26. ಅವರು ಹೇಳುವರು; ನಾವು ಹಿಂದೆ ನಮ್ಮ ಮನೆಯವರ ನಡುವೆ ಹೆದರುತ್ತ ಜೀವನ ನಡೆಸುತ್ತಿದ್ದೆವು.⁴

قَالُوا إِنَّا كُنَّا قَبْلُ فِي أَهْلِنَا مُشْفِقِينَ ﴿٢٢﴾

27. ಕೊನೆಗೆ ಅಲ್ಲಾಹನು ನಮ್ಮ ಮೇಲೆ ಅನುಗ್ರಹ ತೋರಿದನು ಮತ್ತು ಸುಟ್ಟು ಹಾಕುವಂತಹ ಗಾಳಿಯ ಯಾತನೆಯಿಂದ ನಮ್ಮನ್ನು ರಕ್ಷಿಸಿ ಬಿಟ್ಟನು.

فَسَنَّ اللَّهُ عَلَيْنَا وَوَقَدْنَا عَدَابَ السَّمُورِ ﴿٢٣﴾

2. ಅರ್ಥಾತ್- ಯಾವ ರೀತಿ ಸಾಲವನ್ನು ಪಾವತಿಸದೆ ಅಡವಿಟ್ಟು ವಸ್ತುವನ್ನು ಪಡೆಯಲು ಸಾಧ್ಯವಿಲ್ಲವೋ ಹಾಗೆಯೇ ತನ್ನ ಕರ್ತವ್ಯವನ್ನು ನಿರ್ವಹಿಸದೆ ಯಾವ ವ್ಯಕ್ತಿಯೂ ಅಲ್ಲಾಹನ ವಿಚಾರಣೆಯಿಂದ ಮುಕ್ತನಾಗಲಾರ. ಮಕ್ಕಳು ಸ್ವತಃ ಉತ್ತಮರಲ್ಲದಿದ್ದರೆ ತಂದೆ-ತಾತಂದಿರ ಒಳಿತು ಅವರ ಅಡವನ್ನು ಬಿಡಿಸಲಾರದು.

3. ಅರ್ಥಾತ್- ಆ ಮದ್ಯವು ಅಮಲು ಬರಿಸುವಂತಹುದಾಗಿರುವುದಿಲ್ಲ. ಅದನ್ನು ಕುಡಿದು ಅವರು ಮೈಮರೆಯುವುದಿಲ್ಲ. ನಿರರ್ಥಕ ಮಾತುಗಳನ್ನಾಡುವುದಿಲ್ಲ. ಅವಾಚ್ಯ ಬೈಗುಳ ಮತ್ತು ಜಗಳಕ್ಕಿಳಿಯುವುದಿಲ್ಲ. ಲೋಕದ ಮದ್ಯವ್ಯಸನಿಗಳು ಮಾಡುವಂತಹ ಅಶ್ಲೀಲ ಕೆಲಸಗಳನ್ನು ಮಾಡುವುದಿಲ್ಲ.

4. ಅರ್ಥಾತ್- ಅಲ್ಲಿ ನಾವು ಐಶಾರಾಮದಲ್ಲಿ ತಲ್ಲೀನರಾಗಿ ಮತ್ತು ತಮ್ಮದೇ ಆದ ಲೋಕದಲ್ಲಿ ಮಗ್ನರಾಗಿ ಅಲಕ್ಷ್ಯದ ಜೀವನ ಸಾಗಿಸುತ್ತಿರಲಿಲ್ಲ. ದೇವನ ಬಳಿ ನಮ್ಮ ವಿಚಾರಣೆ ನಡೆಯುವಂತಹ ಕೆಲಸವೇನಾದರೂ ನಮ್ಮಿಂದ ಸಂಭವಿಸಿ ಬಿಡುವುದೇ ಎಂದು ನಾವು ಸದಾ ಹೆದರಿಕೊಂಡಿರುತ್ತಿದ್ದೆವು. ಇಲ್ಲಿ ಮನೆಯವರ ನಡುವೆ ಅಂಜಿಕೆಯಿಂದ ಜೀವನ ಸಾಗಿಸುತ್ತಿದ್ದುದನ್ನು ವಿಶೇಷವಾಗಿ ಪ್ರಸ್ತಾಪಿಸಲಾಗಿದೆ. ಏಕೆಂದರೆ ವ್ಯಕ್ತಿ ತನ್ನ ಮಕ್ಕಳು- ಮರಿಗಳನ್ನು ಐಶಾರಾಮದಲ್ಲಿರಿಸುವ ಮತ್ತು ತನ್ನ ಲೌಕಿಕ ಗಳಿಕೆಯ ಬಗೆಗಿನ ಚಿಂತೆಯಲ್ಲಿ ಪಾಪಕ್ಕೀಡಾಗುವಂತಹ ಸಾಧ್ಯತೆ ಅತಿ ಹೆಚ್ಚಿದೆ.

28. ನಾವು ಗತ ಜೀವನದಲ್ಲಿ ಅವನನ್ನೇ ಪ್ರಾರ್ಥಿಸುತ್ತಿದ್ದೆವು. ಅವನು ನಿಜಕ್ಕೂ ಮಹಾ ಉಪಕಾರಿಯೂ ಕರುಣಾನಿಧಿಯೂ ಆಗಿರುವನು.
29. ಆದುದರಿಂದ ಸಂದೇಶವಾಹಕರೇ, ನೀವು ಉಪದೇಶ ಮಾಡುತ್ತ ಹೋಗಿರಿ. ನಿಮ್ಮ ಪ್ರಭುವಿನ ಅನುಗ್ರಹದಿಂದ, ನೀವು ಮಾಟ ಗಾರನೂ ಅಲ್ಲ ಹುಚ್ಚನೂ ಅಲ್ಲ.⁵
30. ಇವನು ಕವಿ, ಇವನ ವಿಷಯದಲ್ಲಿ ನಾವು ಕಾಲಚಕ್ರ ಉರುಳುವುದನ್ನು ಕಾಯುತ್ತಿದ್ದೇವೆಂದು ಇವರು ಹೇಳುತ್ತಿರುವರೇ?
31. ಸರಿ, ನೀವು ಕಾಯುತ್ತಲೇ ಇರಿ, ನಿಮ್ಮ ಜೊತೆ ನಾನೂ ಕಾಯುತ್ತೇನೆ ಎಂದು ಹೇಳಿರಿ.
32. ಇವರ ಬುದ್ಧಿಯು ಇವರಿಗೆ ಇಂತಹದೇ ಮಾತುಗಳನ್ನಾಡಲು ಹೇಳುತ್ತಿದೆಯೇ? ಅಥವಾ ಇವರು ನಿಜವಾಗಿ ವಿದ್ರೋಹದಲ್ಲಿ ಮಿತಿ ಮೀರಿರುವ ಜನರಾಗಿರುವರೇ?⁶
33. ಇವನು ಕುರ್ಆನನ್ನು ಸ್ವತಃ ಸೃಷ್ಟಿಸಿಕೊಂಡಿರುವನೆಂದು ಇವರು ಹೇಳುತ್ತಾರೆಯೇ? ವಾಸ್ತವದಲ್ಲಿ ಇವರು ಸತ್ಯವಿಶ್ವಾಸವನ್ನು ಸ್ವೀಕರಿಸಲು ಇಚ್ಛಿಸುವುದಿಲ್ಲ.
34. ಇವರು ಸತ್ಯ ಹೇಳುವವರಾಗಿದ್ದರೆ ಇದೇ ಮಟ್ಟದ ಒಂದು ವಾಣಿಯನ್ನು ಇವರು ರಚಿಸಿ ತರಲಿ.
35. ಇವರು ಒಬ್ಬ ಸೃಷ್ಟಿಕರ್ತನಿಲ್ಲದೆ ಸ್ವಯಂ ಹುಟ್ಟಿಕೊಂಡರೇ? ಅಥವಾ ಇವರು ತಾವೇ ತಮ್ಮ ಸೃಷ್ಟಿಕರ್ತರೇ?
36. ಅಥವಾ ಭೂಮಿ-ಆಕಾಶಗಳನ್ನು ಇವರು ಸೃಷ್ಟಿಸಿದ್ದಾರೆಯೇ?

إِنَّا كُنَّا مِنْ قَبْلُ نَدْعُوهُ إِنَّهُ هُوَ الْبَرُّ الرَّحِيمُ ﴿٥﴾

فَذَكِّرْ فَمَا أَنْتَ بِنِعْمَتِ رَبِّكَ بِكَاهِنٍ وَلَا مَجْنُونٍ ﴿٦﴾

أَمْ يَقُولُونَ شَاعِرٌ تَتَرَبَّصُ بِهِ رَيْبَ السُّنُونِ ﴿٧﴾

قُلْ تَرَبَّصُوا فَإِنِّي مَعَكُمْ مِنَ الْمُنْتَرِبِينَ ﴿٨﴾

أَمْ تَأْمُرُهُمْ أَحْلَامُهُمْ بِهَذَا أَمْ هُمْ قَوْمٌ طَاعُونَ ﴿٩﴾

أَمْ يَقُولُونَ تَقَوَّلَهُ بَلْ لَا يُؤْمِنُونَ ﴿١٠﴾

فَلْيَأْتُوا بِحَدِيثٍ مِثْلَهُ إِنْ كَانُوا صَادِقِينَ ﴿١١﴾

أَمْ خُلِقُوا مِنْ غَيْرِ شَيْءٍ أَمْ هُمُ الْخَالِقُونَ ﴿١٢﴾

أَمْ خَلَقُوا السَّمَوَاتِ وَالْأَرْضَ ۗ

5. ಪರಲೋಕದ ಚಿತ್ರಣವನ್ನು ನೀಡಲಾದ ನಂತರ, ಪ್ರವಾದಿವರ್ಯರ(ಸ) ಸಂದೇಶವನ್ನು ವಿರೋಧಿಸಲು ಮಕ್ಕಾದ ಸತ್ಯನಿಷೇಧಿಗಳು ಅನುಸರಿಸುತ್ತಿದ್ದ ಹಟಮಾರಿತನದ ಕಡೆಗೆ ಉಪನ್ಯಾಸದ ದಿಸೆಯನ್ನು ಬದಲಿಸಲಾಗಿದೆ. ಈ ಸೂಕ್ತದಲ್ಲಿ ಪ್ರವಾದಿವರ್ಯರನ್ನು(ಸ) ಅಭಿಸಂಬೋಧಿಸಲಾಗಿದ್ದರೂ ವಾಸ್ತವದಲ್ಲಿ ಈ ಮಾತನ್ನು ಮಕ್ಕಾದ ಸತ್ಯನಿಷೇಧಿಗಳಿಗೆ ಕೇಳಿಸುವುದು ಇದರ ಉದ್ದೇಶವಾಗಿದೆ.
6. ಈ ಸಂಕ್ಷಿಪ್ತ ಉದ್ಧರಣೆಗಳ ಮೂಲಕ ವಿರೋಧಿಗಳ ಕುಪ್ರಚಾರಗಳ ಪೊಳ್ಳುತನವನ್ನೆಲ್ಲಾ ಬಯಲಿಗೆಳೆಯಲಾಗಿದೆ. ಇದರ ಭಾವಾರ್ಥವೇನೆಂದರೆ- ಕುರೈಶರ ಸರದಾರರು ಮತ್ತು ಪುರೋಹಿತರು ಮಹಾ ಬುದ್ಧಿವಂತರಾಗಿ ಮೆರೆಯುತ್ತಾರೆ. ಹಾಗಿರುವಾಗ ಕವಿಯಲ್ಲದ ವ್ಯಕ್ತಿಯನ್ನು ಕವಿಯೆಂದು ಕರೆಯುವುದು, ಸಮಸ್ತ ಜನಾಂಗದವರು ವಿವೇಕಮತಿಯೆಂದು ಬಲ್ಲವನನ್ನು ಹುಚ್ಚನೆನ್ನುವುದು, ಮಾಟ ಮಂತ್ರಗಳೊಂದಿಗೆ ದೂರದ ಸಂಬಂಧವೂ ಇಲ್ಲದವರನ್ನೂ ಮಂತ್ರವಾದಿಯೆನ್ನುವುದು ಅವರ ಬುದ್ಧಿಗೆ ಹೇಗೆ ನಿಲುಕುತ್ತದೆ. ಬುದ್ಧಿಯ ಆಧಾರದಲ್ಲೇ ಇವರು ತೀರ್ಮಾನಿಸುವುದಾದರೆ ಯಾವುದಾದರೂ ಒಂದು ತೀರ್ಮಾನವನ್ನು ಕೈಗೊಳ್ಳುತ್ತಿದ್ದರು. ವಿರೋಧಾಭಾಸಕ್ಕೆ ಆಸ್ಪದವಿರುವಂತಹ ಅನೇಕ ತೀರ್ಮಾನಗಳನ್ನು ಒಮ್ಮೆಲೇ ಮಾಡಿಬಿಡುತ್ತಿರಲಿಲ್ಲ. ಒಬ್ಬ ವ್ಯಕ್ತಿ ಒಂದೇ ಬಾರಿಗೆ ಕವಿ, ಹುಚ್ಚ ಮತ್ತು ಮಂತ್ರವಾದಿಯಾಗುವುದು ಹೇಗೆ?

<p>ವಾಸ್ತವದಲ್ಲಿ ಇವರಿಗೆ ನಂಬಿಕೆ ಇಲ್ಲ.⁷</p> <p>37. ನಿಮ್ಮ ಪ್ರಭುವಿನ ಭಂಡಾರಗಳು ಇವರ ವಶದಲ್ಲಿವೆಯೇ? ಅಥವಾ ಅವುಗಳ ಮೇಲೆ ಇವರದೇ ಅಧಿಕಾರ ನಡೆಯುತ್ತಿದೆಯೇ?⁸</p> <p>38. ಇವರ ಬಳಿ ಆಕಾಶದ ರಹಸ್ಯಗಳನ್ನು ಕೇಳಲು ಅಂತಹ ಏನಿಯೇನಾದರೂ ಇದೆಯೇ? ಇವರ ಪೈಕಿ ರಹಸ್ಯವನ್ನು ಕದ್ದು ಕೇಳಿದವನು ಯಾವುದಾದರೂ ವ್ಯಕ್ತ ಪುರಾವೆಯನ್ನು ತರಲಿ.</p> <p>39. ಏನು! ಅಲ್ಲಾಹನಿಗೆ ಪುತ್ರಿಯರು ಮತ್ತು ನಿಮಗೆ ಪುತ್ರರೇ?⁹</p> <p>40. ಇವರು ಋಣಭಾರದಲ್ಲಿ ಮುಳುಗುವಂತಾಗಲು, ನೀವು ಇವರಿಂದೇ ನಾದರೂ ಸಂಭಾವನೆ ಕೇಳುತ್ತೀರಾ?</p> <p>41. ಇವರ ಬಳಿ ಅಗೋಚರ ವಾಸ್ತವಿಕತೆಗಳ ಜ್ಞಾನವಿದ್ದು ಅದರ ಆಧಾರದಲ್ಲಿ ಇವರು ಬರೆಯುತ್ತಿರುವರೇ?¹⁰</p> <p>42. ಇವರೇನಾದರೂ ಕುತಂತ್ರವನ್ನು ಹೂಡಬಯಸುತ್ತಾರೆಯೇ? ಹಾಗಾದರೆ ಸತ್ಯನಿಷೇಧಿಗಳ ಕುತಂತ್ರವು ಅವರ ಮೇಲೆಯೇ ತಿರುಗಿ ಬೀಳಲಿದೆ.</p>	<p>بَلْ لَا يُؤْقِنُونَ ۝</p> <p>أَمْ عِنْدَهُمْ خَزَائِنُ رَحْمَتِكَ أَمْ هُمُ الْمَصْبُطُونَ ۝</p> <p>أَمْ لَهُمْ سُلْمٌ يَسْتَمْعُونَ فِيهِ قَلِيَّاتٍ مُسْتَمِعُهُمْ بِسُلْطِنٍ مُّبِينٍ ۝</p> <p>أَمْ لَهُ الْبَنَاتُ وَلَكُمْ الْبَنُونَ ۝</p> <p>أَمْ تَسْأَلُهُمْ أَجْرًا فَهُمْ مِنْ مَّعْرَمٍ مُثْقَلُونَ ۝</p> <p>أَمْ عِنْدَهُمُ الْغَيْبُ فَهُمْ يَكْتُبُونَ ۝</p> <p>أَمْ يُرِيدُونَ كَيْدًا فَالَّذِينَ كَفَرُوا هُمُ الْمَكِيدُونَ ۝</p>
<p>7. ಅರ್ಥಾತ್- ಅವರ ಮತ್ತು ಸಮಸ್ತ ಲೋಕದ ಸೃಷ್ಟಿಕರ್ತ ಅಲ್ಲಾಹನಾಗಿದ್ದಾನೆಂದು ಅವರು ನಾಲಗೆಯಿಂದ ಸಮ್ಮತಿಸುತ್ತಾರೆ. ಆದರೆ ಅವರ ದಾಸ್ಯವನ್ನೇ ಸ್ವೀಕರಿಸಿರಿ ಎಂದ ತಕ್ಕಣ ಅವರು ಜಗಳಕ್ಕಿಳಿಯುತ್ತಾರೆ. ಇದು ಅವರಿಗೆ ಅಲ್ಲಾಹನ ಮೇಲೆ ವಿಶ್ವಾಸವಿಲ್ಲವೆಂಬುದನ್ನು ಸೂಚಿಸುತ್ತದೆ.</p> <p>8. ಇದು, ಮುಹಮ್ಮದ್‌ರನ್ನೇ(ಸ) ಯಾಕೆ ಪ್ರವಾದಿಯನ್ನಾಗಿ ಮಾಡಲಾಯಿತು ಎಂಬ ಮಕ್ಕಾದ ಸತ್ಯನಿಷೇಧಿಗಳ ಆಕ್ಷೇಪಕ್ಕೆ ನೀಡಲಾದ ಉತ್ತರ. ಇದರ ಅರ್ಥವೇನೆಂದರೆ- ಅವರನ್ನು ಪಥಭ್ರಷ್ಟತೆಯಿಂದ ಮುಕ್ತಗೊಳಿಸಲು ಯಾರನ್ನಾದರೂ ಪ್ರವಾದಿಯನ್ನಾಗಿ ನೇಮಕ ಮಾಡಲೇಬೇಕಿತ್ತಲ್ಲವೇ. ಹಾಗಿರುವಾಗ ದೇವನು ತನ್ನ ಪ್ರವಾದಿಯನ್ನಾಗಿ ಯಾರನ್ನು ಆರಿಸಬೇಕು ಮತ್ತು ಯಾರನ್ನು ಆರಿಸಬಾರದು ಎಂಬ ಪ್ರಶ್ನೆ ಮಾತ್ರ ಉಳಿಯುತ್ತದೆ. ಅವರು ದೇವನು ನೇಮಿಸಿರುವ ಪ್ರವಾದಿಯನ್ನು ನಿರಾಕರಿಸುತ್ತಾರೆಂದರೆ, ಅವರು ಸ್ವತಃ ತಮ್ಮನ್ನು ದೇವನ ದೇವತ್ವದ ಒಡತನವನ್ನು ಹೊಂದಿದವರೆಂದು ಭಾವಿಸಿದಂತಾಗುತ್ತದೆ ಅಥವಾ ದೇವತ್ವ ದೇವನಿಗೆ ಸಲ್ಲುವುದಾದರೂ ಅಲ್ಲಿ ಆಜ್ಞೆ ನಮ್ಮದು ನಡೆಯಬೇಕು ಎಂಬ ಭ್ರಮೆಯಲ್ಲಿ ಅವರು ಸಿಲುಕಿರುವಂತಿದೆ.</p> <p>9. ಅರ್ಥಾತ್- ನೀವು ಒಂದು ವೇಳೆ ಪ್ರವಾದಿಯ ಮಾತನ್ನು ನಿರಾಕರಿಸುತ್ತೀರೆಂದಾದರೆ ವಾಸ್ತವಿಕತೆಯನ್ನು ಅರಿಯಲು ನಿಮ್ಮ ಬಳಿ ಇರುವ ಮೂಲವಾದರೂ ಯಾವುದು? ನಿಮ್ಮಲ್ಲಿ ಯಾರಾದರೂ ಬಾನಲೋಕಕ್ಕೆ ಸ್ವತಃ ತಲಪಿ, ಅಲ್ಲಾಹನ ಅಥವಾ ಅವನ ದೇವಚರರ ಮೂಲಕ ನೇರವಾಗಿ, ನಿಮ್ಮ ಧರ್ಮಕ್ಕೆ ಯಾವ ವಿಶ್ವಾಸಗಳನ್ನು ನೆಚ್ಚಿಕೊಂಡಿದ್ದೀರೋ ಅದೆಲ್ಲವೂ ಸತ್ಯಕ್ಕೆ ಅನುಗುಣವಾಗಿದೆ ಎಂದು ಕಂಡುಕೊಂಡಿದ್ದಾರೆಯೇ? ನೀವು ಒಂದು ವೇಳೆ ಹಾಗೆ ವಾದಿಸುತ್ತಿಲ್ಲವೆಂದಾದರೆ ವಿಶ್ವದೊಡೆಯನಿಗೆ ಸಂತಾನವಿದೆ ಎಂದು ಆರೋಪಿಸುವುದಕ್ಕಿಂತ ಮಿಗಿಲಾದ ಹಾಸ್ಯಾಸ್ಪದ ವಿಚಾರ ಬೇರಾವುದಿದೆ. ಅದರಲ್ಲೂ ನೀವು ಸ್ವತಃ ನಿಮ್ಮ ಪಾಲಿಗೆ ಅಪಮಾನಕರವೆಂದು ಭಾವಿಸುವ, ಪುತ್ರಿಯರು ದೇವನಿದ್ದಾರೆನ್ನುವುದು ಎಂತಹ ಹಾಸ್ಯಾಸ್ಪದ ವಿಚಾರ.</p> <p>10. ಅರ್ಥಾತ್- ಪರೋಕ್ಷದ(ಗೈಬ್) ತೆರೆಯ ಹಿಂದೆ ನಾವು ಇಣುಕಿ ನೋಡಿದ್ದೇವೆ. ಆದ್ದರಿಂದ ಪ್ರವಾದಿಯರ್(ಸ) ಹೇಳುತ್ತಿರುವುದು ನಿಜವಲ್ಲ. ಅದಕ್ಕಾಗಿ ನಾವು ಪ್ರವಾದಿಯ ಮಾತನ್ನು ಸುಳ್ಳಾಗಿಸುತ್ತಿದ್ದೇವೆ ಎಂದು ಅವರು ಬರೆದು ಕೊಡಬಲ್ಲರೇ?</p>	

43. ಇವರಿಗೆ ಅಲ್ಲಾಹನ ಹೊರತು ಬೇರೊಬ್ಬ ಆರಾಧ್ಯನಿದ್ದಾನೆಯೇ? ಇವರು ಮಾಡುತ್ತಿರುವ ಸಹಭಾಗಿತ್ವದಿಂದ ಅಲ್ಲಾಹನು ಪರಿಶುದ್ಧನು.

أَمْ لَهُمْ آلِهٌ غَيْرُ اللَّهِ سُبْحَانَ اللَّهِ
عَمَّا يُشْرِكُونَ ﴿٤٣﴾

44. ಆಕಾಶದ ತುಂಡುಗಳೇ ಉದುರಿ ಬೀಳುತ್ತಿರುವುದನ್ನು ಕಂಡರೂ ಇವು ಧಾವಿಸಿ ಬರುತ್ತಿರುವ ಮೋಡಗಳು ಎಂದು ಇವರು ಹೇಳುವರು.

وَإِنْ يَرَوْا كِسْفًا مِّنَ السَّمَاءِ سَاقِطًا
يَقُولُوا سَحَابٌ مَّرْكُومٌ ﴿٤٤﴾

45. ಆದುದರಿಂದ ಸಂದೇಶವಾಹಕರೇ, ಇವರು ಹೊಡೆದುರುಳಿಸಲ್ಪಡುವ ದಿನವನ್ನು ತಲಪುವ ವರೆಗೂ ಇವರನ್ನು ಇವರ ಪಾಡಿಗೆ ಬಿಟ್ಟು ಬಿಡಿರಿ-

فَذَرُهُمْ حَتَّىٰ يُلَاقُوا يَوْمَهُمُ الَّذِي
فِيهِ يُصْعَقُونَ ﴿٤٥﴾

46. ಅಂದು ಇವರ ಯಾವ ಕುತಂತ್ರವೂ ಇವರಿಗೆ ಫಲಕಾರಿಯಾಗದು. ಇವರ ಸಹಾಯಕ್ಕೂ ಯಾರೂ ಬರಲಾರನು-

يَوْمَ لَا يُغْنِي عَنْهُمْ كَيْدُهُمْ شَيْئًا
وَلَا هُمْ يُنصَرُونَ ﴿٤٦﴾

47. ಮತ್ತು ಆ ಸಮಯ ಬರುವುದಕ್ಕೆ ಮುಂಚೆಯೂ ಅಕ್ರಮಿಗಳಿಗೆ ಒಂದು ಯಾತನೆ ಇದೆ. ಆದರೆ ಇವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.

وَإِنَّ لِلَّذِينَ ظَلَمُوا عَذَابًا دُونَ
ذَلِكَ وَلَٰكِنَّ أَكْثَرَهُمْ لَا يَعْلَمُونَ ﴿٤٧﴾

48. ಸಂದೇಶವಾಹಕರೇ, ನಿಮ್ಮ ಪ್ರಭುವಿನ ತೀರ್ಮಾನ ಬರುವ ವರೆಗೆ ತಾಳ್ಮೆ ವಹಿಸಿರಿ. ನೀವು ನಮ್ಮ ಕಣ್ಣು ಮುಂದೆಯೇ ಇದ್ದೀರಿ. ನೀವು ಏಳುವಾಗ ನಿಮ್ಮ ಪ್ರಭುವಿನ ಪ್ರಶಂಸೆಯೊಂದಿಗೆ ಅವನನ್ನು ಕೀರ್ತಿಸಿರಿ.¹¹


وَاصْبِرْ لِحُكْمِ رَبِّكَ فَإِنَّكَ بِأَعْيُنِنَا
وَسَبِّحْ بِحَمْدِ رَبِّكَ حِينَ تَقُومُ ﴿٤٨﴾

49. ಇರುಳಲ್ಲೂ ಅವನನ್ನು ಕೀರ್ತಿಸಿರಿ, ನಕ್ಷತ್ರಗಳು ಮರಳುವಾಗಲೂ (ಕೀರ್ತಿಸಿರಿ).¹²

وَمِنَ اللَّيْلِ فَسَبِّحْهُ وَإِدْبَارَ النُّجُومِ ﴿٤٩﴾

11. ಅರ್ಥಾತ್- ನೀವು ನಮಾಝಿಗೆ ನಿಂತುಕೊಂಡಾಗ ಅಲ್ಲಾಹನ ಸ್ತುತಿಸ್ತೋತ್ರದಿಂದ ಅದನ್ನು ಆರಂಭಿಸಿರಿ. ಈ ಆದೇಶದ ಪಾಲನೆಗಾಗಿಯೇ ಪ್ರವಾದಿವರ್ಯರು(ಸ) ನಮಾಝನ್ನು ತಕ್ಬೀರ್ ತಪ್ಪೀಮದ ನಂತರ ಈ ಕೆಳಗಿನ ಪಠಣದಿಂದ ಆರಂಭಿಸಬೇಕೆಂದು ನಿರ್ದೇಶಿಸಿದ್ದರು. "ಸುಬ್ಹಾನಕಲ್ಲಾಹುಮ್ ವಬಿಹಮ್ಮಿಕ ವತಬಾರಕಸ್ಮುಕ ವತಆಲಾ ಜದ್ದುಕ ವಲಾಇಲಾಹ ಗೈರುಕ್."

12. ಅರ್ಥಾತ್- ಫಜ್ರ್ ನಮಾಝ್‌ನ ವೇಳೆ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ನಕ್ಷತ್ರದಾಣೆ - ಅದು ಅಸ್ತಮಿಸಿದಾಗ-¹
2. ನಿಮ್ಮ ಸಂಗಾತಿ ದಾರಿಗಡಲೂ ಇಲ್ಲ ವಂಚಿಸಲ್ಪಡಲೂ ಇಲ್ಲ.²
3. ಅವರು ತಮ್ಮ ಸ್ವಚಿತ್ತದಿಂದ ನುಡಿಯುವುದಿಲ್ಲ.
4. ಇದು ಅವರಿಗೆ ಅವತೀರ್ಣಗೊಳ್ಳುವಂತಹ ಒಂದು 'ದಿವ್ಯವಾಣಿ' ಆಗಿದೆ.
5. ಅವರಿಗೆ ಮಹಾಶಕ್ತಿಶಾಲಿಯಾದವನು ಕಲಿಸಿರುತ್ತಾನೆ.
6. ಅವನು ಬಹಳ ಯುಕ್ತವಂತ.³ ಅವನು ಪ್ರತ್ಯಕ್ಷನಾದನು,
7. ಅವನು ಉನ್ನತ ದಿಗಂತದಲ್ಲಿದ್ದಾಗ.⁴
8. ತರುವಾಯ ಅವನು ಹತ್ತಿರ ಬಂದನು ಮತ್ತು ಮೇಲೆ ತೇಲತೊಡಗಿದನು-

بِسْمِ اللَّهِ الرَّحْمَنِ الرَّحِيمِ

وَالنَّجْمِ إِذَا هَوَىٰ ۝١

مَا ضَلَّ صَاحِبُكُمْ وَمَا غَوَىٰ ۝٢

وَمَا يَنْطِقُ عَنِ الْهَوَىٰ ۝٣

إِنْ هُوَ إِلَّا وَحْيٌ يُوحَىٰ ۝٤

عَلَّمَهُ شَدِيدُ الْقُوَىٰ ۝٥

ذُو مِرَّةٍ ۖ فَاسْتَوَىٰ ۝٦

وَهُوَ بِالْأُفُقِ الْأَعْلَىٰ ۝٧

ثُمَّ دَنَا فَتَدَلَّىٰ ۝٨

1. ಅರ್ಥಾತ್- ಕೊನೆಯ ನಕ್ಷತ್ರವೂ ಅಸ್ತಮಿಸಿ ಉಜ್ವಲ ಪ್ರಭಾತ ಆವರಿಸಿದಾಗ.
2. ಸಂಗಾತಿಯೆಂದರೆ ಪ್ರವಾದಿವರ್ಯರು(ಸ). ಏಕೆಂದರೆ ಅವರು ಮಕ್ಕಾದ ಸತ್ಯನಿಷೇಧಿಗಳ ಪಾಲಿಗೆ ಅಪರಿಚಿತರಾಗಿರಲಿಲ್ಲ. ಬದಲಾಗಿ ಅವರು, ಅವರ ನಡುವೆಯೇ, ಹುಟ್ಟಿ ಬಾಲ್ಯದಿಂದ ತಾರುಣ್ಯಕ್ಕೆ ಮತ್ತು ತಾರುಣ್ಯದಿಂದ ಮಧ್ಯವಯಸ್ಸಿಗೆ ತಲಪಿದ್ದರು. ಒಟ್ಟಿನಲ್ಲಿ ಪ್ರವಾದಿವರ್ಯರು(ಸ) ನಿಮ್ಮ ಪಾಲಿಗೆ ಚಿರಪರಿಚಿತ ವ್ಯಕ್ತಿಯಾಗಿದ್ದಾರೆ. ಅವರು ದಾರಿಗಟ್ಟಿ ಅಥವಾ ಮೋಸಹೋದ ವ್ಯಕ್ತಿಯಲ್ಲವೆಂಬ ವಿಚಾರ ಹಗಲಿನಷ್ಟು ಸ್ಪಷ್ಟವಿದೆ.
3. ಇದರ ಅರ್ಥ ಅಲ್ಲಾಹನೆಂದಲ್ಲ. ಬದಲಾಗಿ ಜಿಬ್‌ರೀಲ್(ಅ) ಆಗಿದ್ದಾರೆ. ಮುಂದೆ ಪ್ರಸ್ತಾಪಿಸಲಾಗಿರುವ ವಿಷಯದಿಂದಲೂ ಇದು ಸ್ಪಷ್ಟವಾಗುತ್ತದೆ.
4. ದಿಗಂತವೆಂದರೆ ಸೂರ್ಯೋದಯವಾಗಿ ಹಗಲಿನ ಬೆಳಕು ಹರಿಯುವ ಪೂರ್ವ ದಿಗಂತ. ಅರ್ಥಾತ್, ಮೊಟ್ಟ ಮೊದಲ ಬಾರಿಗೆ ಹ. ಜಿಬ್‌ರೀಲ್(ಅ) ಪ್ರವಾದಿವರ್ಯರಿಗೆ(ಸ) ಕಾಣಿಸಿಕೊಂಡಾಗ ಅವರು ಆಕಾಶದ ಪೂರ್ವ ಕಿನಾರೆಯಿಂದ ಪ್ರತ್ಯಕ್ಷಗೊಂಡಿದ್ದರು.

9. ಎರಡು ಬಿಲ್ಲುಗಳಷ್ಟು ಅಥವಾ ಅದಕ್ಕಿಂತ ತುಸು ಕಡಿಮೆ ಅಂತರ ಇರುವ ತನಕ.⁵ ﴿كَانَ قَابَ قَوْسَيْنِ أَوْ أَدْنَىٰ﴾
10. ಆಗ ಅವನು ಅಲ್ಲಾಹನ ದಾಸನಿಗೆ ತಾನು ತಲಪಿಸಬೇಕಾಗಿದ್ದ ದಿವ್ಯವಾಣಿಯನ್ನು ತಲಪಿಸಿದನು. ﴿فَأَوْحَىٰ إِلَىٰ عَبْدِهِ مَا أَوْحَىٰ﴾
11. ಕಣ್ಣು ಯಾವುದನ್ನು ಕಂಡಿತೋ, ಮನಸ್ಸು ಅದಕ್ಕೆ ಸುಳ್ಳನ್ನು ಸೇರಿಸಲಿಲ್ಲ.⁶ ﴿مَا كَذَّبَ الْفُؤَادُ مَا رَأَىٰ﴾
12. ನೀವೀಗ ಅವರು ಕಣ್ಣಾರೆ ಕಾಣುತ್ತಿರುವಂತಹ ವಿಷಯದ ಬಗ್ಗೆ ಅವರೊಡನೆ ಜಗಳಾಡುತ್ತೀರಾ? ﴿أَفْتَسِرُونَ عَلَىٰ مَا يُرَىٰ﴾
13. ಇನ್ನೊಮ್ಮೆ ಅವರು, ಆತನು ಇಳಿಯುತ್ತಿರುವುದನ್ನು ಕಂಡರು. ﴿وَلَقَدْ رَأَوْا نَزْلَةَ أَخْرَىٰ﴾
14. 'ಸಿದ್ರತಿಲ್ ಮುಂತಹಾ'ದ ಬಳಿ. ﴿عِنْدَ سِدْرَةِ الْمُنْتَهَىٰ﴾
15. 'ಜನ್ನತುಲ್ ಮಲ್ವಾ'(ಸ್ವರ್ಗದ ನೆಲೆ) ಅದರ ಹತ್ತಿರದಲ್ಲೇ ಇದೆ. ﴿عِنْدَ هَاجَتِ الْمَأْوَىٰ﴾
16. ಆಗ 'ಸ್ವಿದಾರ'ವನ್ನು ಕವಿದುಕೊಂಡಿದ್ದುದು ಕವಿದುಕೊಂಡಿತ್ತು- ﴿إِذْ يَغْشَى السِّدْرَةَ مَا يَغْشَىٰ﴾
17. ದೃಷ್ಟಿ ಕೋರೈಸಲೂ ಇಲ್ಲ, ಅತಿಕ್ರಮಿಸಲೂ ಇಲ್ಲ. ﴿مَا رَأَىٰ الْبَصَرُ وَمَا طَغَىٰ﴾

5. ಅರ್ಥಾತ್- ಆಕಾಶದ ಪೂರ್ವೋನ್ನತ ದಿಗಂತದಿಂದ ಪ್ರತ್ಯಕ್ಷರಾದ ಹ. ಜಿಬ್‌ರೀಲ್(ಅ) ಪ್ರವಾದಿವರ್ಯರ(ಸ) ಕಡೆಗೆ ಮುಂದುವರಿಯಲಾರಂಭಿಸಿದರು. ಹೀಗೆ ಮುಂದುವರಿಯುತ್ತಾ ಬಂದು ಅವರು ವಾತಾವರಣದಲ್ಲಿ ತೇಲಿ ನಿಂತರು. ಅನಂತರ ಅವರು ಪ್ರವಾದಿವರ್ಯರಡೆಗೆ(ಸ) ಬಾಗಿದರು. ಎಲ್ಲಿಯ ವರೆಗೆಂದರೆ ಅವರ ನಡುವೆ ಎರಡು ಬಿಲ್ಲಿನಷ್ಟು ಅಥವಾ ಅದಕ್ಕಿಂತ ಸ್ವಲ್ಪ ಕಡಿಮೆ ಅಂತರ ಉಳಿಯಿತು. ಬಿಲ್ಲುಗಳೆಲ್ಲವೂ ಒಂದೇ ಗಾತ್ರದ್ದಾಗಿರುವುದಿಲ್ಲ. ಆದ್ದರಿಂದ ಅಂತರವನ್ನು ತಿಳಿಸಲಿಕ್ಕಾಗಿ ಇಲ್ಲಿ ಎರಡು ಬಿಲ್ಲುಗಳಷ್ಟು ಅಥವಾ ಸ್ವಲ್ಪ ಕಡಿಮೆ ಅಂತರವೆಂದು ಹೇಳಲಾಗಿದೆ.
6. ಹಗಲಿನ ಬೆಳಕಿನಲ್ಲಿ ಸಂಪೂರ್ಣ ಜಾಗೃತ ಸ್ಥಿತಿಯಲ್ಲಿ ತೆರೆದ ಕಣ್ಣಿನ ಮೂಲಕ ಪ್ರವಾದಿವರ್ಯರಿಗೆ(ಸ) ಈ ದರ್ಶನವಾಗಿತ್ತು. ಇದು ಕಣ್ಣಿನ ಮೋಸವೆಂದಾಗಲಿ, ಯಾವುದೇ ಜಿನ್ನಾ ಅಥವಾ ಪಿಶಾಚಿ ನನಗೆ ಕಾಣಿಸುತ್ತಿದೆಯೆಂದಾಗಲಿ, ನನ್ನ ಮುಂದೆ ಭ್ರಾಮಕ ಚಿತ್ರಣ ಮೂಡಿದೆಯೆಂದಾಗಲಿ, ಹಗಲುಗನಸೆಂದಾಗಲಿ ಅವರ ಮನಸ್ಸು ಹೇಳಿರಲಿಲ್ಲ. ಅವರ ಕಣ್ಣುಗಳು ನೋಡಿದ್ದನ್ನೇ ಅವರ ಮನಸ್ಸು ನೋಡಿತು. ಇದು ನಿಜವಾಗಿಯೂ ಜಿಬ್‌ರೀಲ್‌ರಾಗಿದ್ದಾರೆ(ಅ) ಮತ್ತು ಅವರು ತಲಪಿಸುವ ಸಂದೇಶ ದಿವ್ಯವಾಣಿಯೇ ಆಗಿದೆ ಎಂಬ ಬಗ್ಗೆ ಅವರಿಗೆ ಯಾವುದೇ ರೀತಿಯ ಸಂಶಯ ಉಂಟಾಗಲಿಲ್ಲ.
7. 'ಸಿದ್ರೆ' ಎಂದು ಅರಬಿ ಭಾಷೆಯಲ್ಲಿ ಬೋರೆ ಹಣ್ಣಿನ ಮರಕ್ಕೆ ಹೇಳುತ್ತಾರೆ. 'ಮುಂತಹಾ' ಎಂದರೆ 'ಕೊನೆಯ ಅಂಚು' ಎಂದಾಗಿದೆ. 'ಸಿದ್ರತಿಲ್ ಮುಂತಹಾ'ದ ಶಬ್ದಾರ್ಥ ಅತ್ಯಂತ ಕೊನೆಯ ಅಂಚಿನಲ್ಲಿರುವ ಬೋರೆ ಹಣ್ಣಿನ ಮರ ಎಂದಾಗುತ್ತದೆ. ಈ ಭೌತಿಕ ಜಗತ್ತಿನ ಕೊನೆಯ ಗಡಿಯಲ್ಲಿ ಆ ಬೋರೆಹಣ್ಣಿನ ಮರ ಹೇಗಿದೆ, ಅದರ ಸ್ವರೂಪ ಮತ್ತು ರೀತಿ ಎಂತಹದು ಎಂದು ಅಂದಾಜಿಸುವುದು ನಮಗೆ ಅತ್ಯಂತ ತ್ರಾಸದಾಯಕವಾಗಿದೆ. ಇದು ದೇವ ನಿರ್ಮಿತ ನಿಸರ್ಗದಲ್ಲಿರುವ ತಮ್ಮ ತಿಳುವಳಿಕೆಗೆ ನಿಲುಕದ ರಹಸ್ಯಗಳಾಗಿವೆ. ಒಟ್ಟಿನಲ್ಲಿ ಇದು ಅಲ್ಲಾಹನ ದೃಷ್ಟಿಯಲ್ಲಿ ಮಾನವರ ಭಾಷೆಯಲ್ಲಿರುವ 'ಸಿದ್ರೆ' ಎನ್ನುವ ಪದಕ್ಕಿಂತ ಹೆಚ್ಚು ಸೂಕ್ತವಾಗಿ ವಿವರಿಸಲಾಗದಂತಹ ಯಾವುದೋ ವಸ್ತುವಾಗಿದೆ.

18. ಮತ್ತು ಅವರು ತಮ್ಮ ಪ್ರಭುವಿನ ದೊಡ್ಡ ದೊಡ್ಡ ನಿದರ್ಶನಗಳನ್ನು ಕಂಡರು.⁸ لَقَدْ رَأَى مِنْ آيَاتِ رَبِّهِ الْكُبْرَى ﴿٨﴾
- 19-20. ಈಗ ಹೇಳಿರಿ ನೀವು 'ಲಾತ್', 'ಉಝ್' ಮತ್ತು ಮೂರನೆಯ ದೇವಿ 'ಮನಾತ್'ನ ವಾಸ್ತವಿಕತೆಯ ಕುರಿತು ಸ್ವಲ್ಪವಾದರೂ ವಿವೇಚಿಸಿದ್ದೀರಾ? أفرءَيْتُمُ اللَّاتَ وَالْعُزَّىٰ ﴿٩﴾
وَمَنْوَةَ الثَّالِثَةَ الْأُخْرَى ﴿١٠﴾
21. ಏನು! ನಿಮಗೆ ಪುತ್ರರು ಮತ್ತು ಅಲ್ಲಾಹನಿಗೆ ಪುತ್ರಿಯರೇ?¹⁰ أَلَكُمُ الذَّكَرُ وَلَهُ الْأُنثَى ﴿١٠﴾
22. ಇದಂತೂ ದೊಡ್ಡ ದಾಂಧಲೆಯ ವಿತರಣೆಯೇ ಸರಿ. تِلْكَ إِذًا قِسْمَةٌ ضِيزَى ﴿١١﴾
23. ನಿಜವಾಗಿ ಇವೆಲ್ಲ ನೀವು ಮತ್ತು ನಿಮ್ಮ ಪೂರ್ವಜರು ಇಟ್ಟುಕೊಂಡಿರುವ ಕೆಲವು ಹೆಸರುಗಳೇ ಹೊರತು ಇನ್ನೇನೂ ಅಲ್ಲ. ಅಲ್ಲಾಹನು ಇವುಗಳ ಪರವಾಗಿ ಯಾವ ಆಧಾರವನ್ನೂ ಇಳಿಸಿಲ್ಲ. ವಾಸ್ತವದಲ್ಲಿ ಜನರು ಕೇವಲ ಊಹೆಯನ್ನು ಅನುಸರಿಸುತ್ತಾರೆ ಮತ್ತು ಸ್ವೇಚ್ಛೆಗಳ ದಾಸರಾಗಿ ಬಿಟ್ಟಿದ್ದಾರೆ. ವಸ್ತುತಃ ಅವರ ಪ್ರಭುವಿನ ಕಡೆಯಿಂದ ಅವರ ಬಳಿಗೆ ಮಾರ್ಗ ದರ್ಶನ ಬಂದಿದೆ. إِنَّ هِيَ إِلَّا أَسْمَاءٌ سَبَّيْمُوهَا أَنْتُمْ وَآبَاؤُكُمْ مِمَّا أَنْزَلَ اللَّهُ بِهَا مِنْ سُلْطَانٍ إِنَّ يَتَّبِعُونَ إِلَّا الظَّنَّ وَمَا تَهْوَى الْأَنْفُسُ وَلَقَدْ جَاءَهُمْ مِنْ رَبِّهِمُ الْهُدَى ﴿١١﴾
24. ಮನುಷ್ಯನ ಪಾಲಿಗೆ ತಾನಿಚ್ಛಿಸಿದ್ದೇ ಸತ್ಯವೇ?¹¹ أَمْ لِلنَّاسِ لِيَأْتَنَّهُمْ آيَاتُ رَبِّهِمْ أَعْيُنًا وَمَا يَشَاءُ عَيْنُ رَجُلٍ ﴿١٢﴾

8. ಪ್ರವಾದಿವರ್ಯರು(ಸ) ಅಲ್ಲಾಹನನ್ನು ನೋಡಿರಲಿಲ್ಲ. ಬದಲಾಗಿ ಅಲ್ಲಾಹನ ಭವ್ಯ ನಿದರ್ಶನಗಳನ್ನು ಕಂಡಿದ್ದರೆಂದು ಈ ಸೂಕ್ತ ಸ್ಪಷ್ಟಪಡಿಸುತ್ತದೆ. ಮೊದಲನೆಯ ಬಾರಿ ಭೇಟಿಯಾದ ವ್ಯಕ್ತಿಯೊಡನೆಯೇ ಎರಡನೆಯ ಭೇಟಿಯೂ ನಡೆದಿತ್ತು ಎಂದು ಹಿನ್ನೆಲೆಯಿಂದ ತಿಳಿದುಬರುತ್ತದೆ. ಆದ್ದರಿಂದ ಅವರು ಉನ್ನತ ದಿಗಂತದಲ್ಲಿ ಮೊದಲನೇ ಬಾರಿ ಕಂಡದ್ದಾಗಲಿ, ಸಿದ್ರತುಲ್ ಮುಂತಹಾದ ಬಳಿ ಎರಡನೆಯ ಬಾರಿ ಕಂಡದ್ದಾಗಲಿ ಅಲ್ಲಾಹನನ್ನಾಗಿರಲಿಲ್ಲವೆಂದು ನಾವು ಅವಿವಾಧವಾಗಿ ಸಮ್ಮತಿಸಬೇಕಾಗುತ್ತದೆ. ಈ ಸಂದರ್ಭದಲ್ಲಿ ಯಾವುದೇ ಹಂತದಲ್ಲಿ ಅವರು ಅಲ್ಲಾಹನನ್ನು ಕಂಡಿದ್ದರೆ ಖಂಡಿತವಾಗಿಯೂ ಅದರ ಬಗ್ಗೆ ಇಲ್ಲಿ ವಿವರಿಸಲಾಗುತ್ತಿತ್ತು. ಏಕೆಂದರೆ ಅದು ಅಷ್ಟು ಮಹತ್ವಪೂರ್ಣವಾದ ವಿಷಯವಾಗಿದೆ.
9. ಅರ್ಥಾತ್- ಪ್ರವಾದಿವರ್ಯರು(ಸ) ನಿಮಗೆ ನೀಡುತ್ತಿರುವ ಬೋಧನೆಗಳನ್ನು ನೀವು ಪಥಭ್ರಷ್ಟತೆ ಮತ್ತು ದುರ್ಮಾರ್ಗವನ್ನುತ್ತೀರಿ. ಇಷ್ಟಾಗಿ ಈ ಜ್ಞಾನವನ್ನು ಅವರಿಗೆ ಅಲ್ಲಾಹನ ವತಿಯಿಂದ ನೀಡಲಾಗುತ್ತಿದೆ. ಅವರು ನಿಮ್ಮ ಮುಂದೆ ಸಾಕ್ಷ್ಯ ವಹಿಸುತ್ತಿರುವ ವಿಷಯಗಳ ವಾಸ್ತವಿಕತೆಗಳನ್ನು ಅಲ್ಲಾಹನು ಅವರಿಗೆ ಕಣ್ಣಾರೆ ತೋರಿಸಿದ್ದಾನೆ. ಇನ್ನು ನೀವು ಯಾವ ವಿಶ್ವಾಸಗಳ ಪಾಲನೆಯ ಬಗ್ಗೆ ಒತ್ತಾಯಿಸುತ್ತೀರೋ ಅದು ಎಷ್ಟು ಅಸಮರ್ಪಕವಾದುದೆಂದು ಸ್ಪಷ್ಟ ನೋಡಿಕೊಳ್ಳಿರಿ. ಅದಕ್ಕೆ ಪ್ರತಿಯಾಗಿ ನಿಮಗೆ ಸನ್ಮಾರ್ಗ ತೋರಿಸುತ್ತಿರುವ ವ್ಯಕ್ತಿಯನ್ನು ವಿರೋಧಿಸುವ ಮೂಲಕ ಕೊನೆಗೂ ನೀವು ಯಾರಿಗೆ ನಷ್ಟ ಉಂಟು ಮಾಡುತ್ತಿದ್ದೀರಿ?
10. ಅರ್ಥಾತ್- ಈ ದೇವತೆಗಳನ್ನು ವಿಶ್ವದೊಡೆಯನ ಪ್ರತಿಯರೆಂದು ನೀವು ಕಲ್ಪಿಸಿಕೊಂಡಿರಿ. ನೀವು ನಿಮ್ಮ ಪಾಲಿಗೆ ಪ್ರತಿಯ ಜನನವನ್ನು ನಿಂದ್ಯತೆ ಎಂದು ಭಾವಿಸುತ್ತೀರಿ ಮತ್ತು ಗಂಡು ಮಕ್ಕಳನ್ನೇ ಅಪೇಕ್ಷಿಸುತ್ತೀರಿ. ಆದರೆ ಅಲ್ಲಾಹನಿಗೆ ಸಂತಾನವನ್ನು ಕಲ್ಪಿಸುವಾಗ ಪ್ರತಿಯರನ್ನು ಕಲ್ಪಿಸುತ್ತೀರಿ. ಈ ಅಂಧಶ್ರದ್ಧೆಯನ್ನು ಹುಟ್ಟು ಹಾಕುವಾಗ ನೀವು ಇದನ್ನೂ ಆಲೋಚಿಸಲಿಲ್ಲವೇ?
11. ಇದರ ಇನ್ನೊಂದು ಅರ್ಥ 'ಮಾನವನಿಗೆ ಯಾರನ್ನು ಬೇಕಾದರೂ ತನ್ನ ಆರಾಧ್ಯರನ್ನಾಗಿ ಮಾಡಿಕೊಳ್ಳುವ ಅಧಿಕಾರವಿದೆಯೇ ಎಂದೂ ಆಗುತ್ತದೆ. ಮತ್ತೊಂದು ಅರ್ಥ, 'ಈ ಆರಾಧ್ಯರುಗಳಿಂದ ತನ್ನ ಇಷ್ಟಾರ್ಥ ಈಡೇರುವ ಬಗ್ಗೆ ಮಾನವ ಇಟ್ಟುಕೊಂಡಿರುವ ವಿಶ್ವಾಸಗಳು ಎಂದಾದರೂ ಈಡೇರುತ್ತವೆಯೇ?' ಎಂದೂ ಆಗುತ್ತದೆ.

25. ಈ ಲೋಕ ಹಾಗೂ ಪರಲೋಕದ ಒಡೆಯನಂತು ಅಲ್ಲಾಹನೇ ಆಗಿರುತ್ತಾನೆ.

فَلِلَّهِ الْأَخِرَةُ وَالْأُولَى ۝

26. ಆಕಾಶಗಳಲ್ಲಿ ಎಷ್ಟೋ ದೇವಚರಿದ್ವಾರೆ. ಅವರ ಶಿಫಾರಸು ಸ್ವಲ್ಪವೂ ಉಪಯುಕ್ತವಾಗಲಾರದು- ಅಲ್ಲಾಹನೇ ಯಾವುದಾದರೂ ವ್ಯಕ್ತಿಯ ಪರವಾಗಿ ಮನವಿ ಕೇಳಲು ಬಯಸಿ, ಅವನ ವಿಷಯದಲ್ಲಿ ಅದನ್ನು ಅನುಮತಿಸುವ ಮತ್ತು ಅದನ್ನು ಮೆಚ್ಚಿ ಕೊಳ್ಳುವ ವರೆಗೆ.

وَكَم مِّن مَّلَكٍ فِي السَّمَوَاتِ لَا يُعْنَىٰ شَفَاعَتُهُمْ شَيْئًا إِلَّا مَن بَعَدَ أَنْ يَأْذَنَ اللَّهُ لِمَنْ يَشَاءُ وَيَرْضَىٰ ۝

27. ಆದರೆ ಪರಲೋಕವನ್ನು ನಂಬದವರು ದೇವಚರರಿಗೆ ದೇವಿಯರ ಹೆಸರುಗಳನ್ನಿಡುತ್ತಾರೆ.

إِنَّ الَّذِينَ لَا يُؤْمِنُونَ بِالْآخِرَةِ لَيَسْمُونُ الْمَلَائِكَةَ تَسْبِيحَ الْإِنثَىٰ ۝

28. ವಸ್ತುತಃ ಈ ಕುರಿತಾದ ಯಾವ ಜ್ಞಾನವೂ ಅವರಿಗೆ ಪ್ರಾಪ್ತವಿಲ್ಲ. ಅವರು ಕೇವಲ ಊಹೆಯನ್ನು ಅನುಸರಿಸುತ್ತಾರೆ. ಊಹೆಯು ಸತ್ಯದ ಸ್ಥಾನದಲ್ಲಿ ಯಾವ ಕೆಲಸಕ್ಕೂ ಬಾರದು.

وَمَا لَهُمْ بِهِ مِنْ عِلْمٍ إِنْ يَتَّبِعُونَ إِلَّا الظَّنَّ وَإِنَّ الظَّنَّ لَا يُغْنِي مِنَ الْحَقِّ شَيْئًا ۝

29. ಆದುದರಿಂದ ಸಂದೇಶವಾಹಕರೇ, ನಮ್ಮ ಸ್ಮರಣೆಯಿಂದ ವಿಮುಖನಾಗುವವನನ್ನು ಹಾಗೂ ಲೌಕಿಕ ಜೀವನದ ಹೊರತು ಇನ್ನೇನನ್ನೂ ಬಯಸದವನನ್ನು ಅವನ ಪಾಡಿಗೆ ಬಿಟ್ಟುಬಿಡಿರಿ.

فَاعْرِضْ عَنْ مَنْ تَوَلَّىٰ ۖ عَنْ ذِكْرِنَا وَلَمْ يُرِدْ إِلَّا الْحَيَاةَ الدُّنْيَا ۝

30. ಇವರ¹² ಜ್ಞಾನ ಬಂಡವಾಳವಿಷ್ಟೆ. ಅವನ ಮಾರ್ಗದಿಂದ ಯಾರು ತಪ್ಪಿದ್ದಾನೆ ಮತ್ತು ಯಾರು ಸನ್ಮಾರ್ಗದಲ್ಲಿದ್ದಾನೆ ಎಂಬುದನ್ನು ನಿಮ್ಮ ಪ್ರಭುವೇ ಚೆನ್ನಾಗಿ ಬಲ್ಲನು.

ذٰلِكَ مَبْلَغُهُمْ مِّنَ الْعِلْمِ إِنَّ رَبَّكَ هُوَ أَعْلَمُ بِمَنْ ضَلَّٰ عَنْ سَبِيلِهِ ۖ وَهُوَ أَعْلَمُ بِمَنِ اهْتَدَىٰ ۝

31. ಅಲ್ಲಾಹನೇ ಭೂಮಿ-ಆಕಾಶಗಳ ಸಕಲ ವಸ್ತುಗಳ ಒಡೆಯನು. (ಇದು) ದುಷ್ಕರ್ಮಿಗಳಿಗೆ¹³ ಅಲ್ಲಾಹನು ಅವರ ಕರ್ಮಗಳ ಪ್ರತಿಫಲ ನೀಡುವಂತಾಗಲಿಕ್ಕಾಗಿ ಮತ್ತು ಉತ್ತಮ ಧೋರಣೆ ಅನುಸರಿಸಿದವರಿಗೆ ಉತ್ತಮ ಪ್ರತಿಫಲ ದಯಪಾಲಿಸುವಂತಾಗಲಿಕ್ಕಾಗಿ.

وَاللَّهُ مَا فِي السَّمَوَاتِ وَمَا فِي الْأَرْضِ لِيَجْزِيَ الَّذِينَ أَسَاءُوا وَايْسًا عَمَلُوا وَيَجْزِيَ الَّذِينَ أَحْسَنُوا بِالْحُسْنَىٰ ۝

32. ಅವರು ದೊಡ್ಡ ದೊಡ್ಡ ಪಾಪಕೃತ್ಯಗಳಿಂದ ಮತ್ತು ಬಹಿರಂಗವಾದ ಲಜ್ಜಾಸ್ವದ ಕೃತ್ಯಗಳಿಂದ ದೂರವಿರುತ್ತಾರೆ. ಅಲ್ಪಸ್ವಲ್ಪ ನ್ಯೂನತೆಗಳು

الَّذِينَ يَجْتَنِبُونَ كَبِيرَ الْإِثْمِ وَالْفَوَاحِشَ إِلَّا اللَّمَمَ إِنَّ رَبَّكَ

12. ಇದೊಂದು ಉಪವಾಕ್ಯವಾಗಿದೆ. ವಾಕ್ಯರಸಿಯನ್ನು ಮಧ್ಯದಲ್ಲಿ ಮುರಿದು ಹಿಂದಿನ ಮಾತಿನ ಸ್ಪಷ್ಟನೆಯ ರೂಪದಲ್ಲಿ ಇದನ್ನು ಹೇಳಲಾಗಿದೆ.

13. ಇಲ್ಲಿಂದ ಮತ್ತೆ ಹಿಂದಿನಿಂದ ವಿವರಿಸಲಾದ ವಿಷಯವನ್ನೇ ಮುಂದುವರಿಸಲಾಗಿದೆ. ಅರ್ಥಾತ್ ಉಪಮಾತನ್ನು ಬಿಟ್ಟರೆ ಇಲ್ಲಿನ ಉದ್ಧರಣೆ ಹೀಗಿದೆ, "ಕೆಡುಕನ್ನೆಸಗಿದವರಿಗೆ ಅಲ್ಲಾಹನು ಅವರ ಕರ್ಮಗಳ ಪ್ರತಿಫಲ ನೀಡಲಿಕ್ಕಾಗಿ ಅವರನ್ನು ಅವರ ಪಾಡಿಗೆ ಬಿಟ್ಟುಬಿಡಿರಿ."

ಅವರಿಂದ ಸಂಭವಿಸಿದರೆ ಅದು ಇದಕ್ಕೆ ಹೊರತಾಗಿದೆ. ನಿಸ್ಸಂದೇಹ ವಾಗಿಯೂ ನಿಮ್ಮ ಪ್ರಭುವಿನ ಕ್ಷಮಾಶೀಲತೆಯು ಬಹಳ ವಿಶಾಲವಾಗಿದೆ. ಅವನು ನಿಮ್ಮನ್ನು ಭೂಮಿಯಿಂದ ಸೃಷ್ಟಿಸಿದನು ಹಾಗೂ ನೀವು ನಿಮ್ಮ ಮಾತೆಯರ ಉದರಗಳಲ್ಲಿ ಭ್ರೂಣಾವಸ್ಥೆಯಲ್ಲಿದ್ದ ಕಾಲದಿಂದಲೇ ಅವನು ನಿಮ್ಮನ್ನು ಚೆನ್ನಾಗಿ ಬಲ್ಲನು. ಆದುದರಿಂದ ನೀವು ನಿಮ್ಮ ಆತ್ಮಶುದ್ಧತೆಯ ಬಗ್ಗೆ ಹೇಳಿಕೊಳ್ಳಬೇಡಿರಿ. ನಿಜವಾದ ಧರ್ಮನಿಷ್ಠನು ಯಾರೆಂಬುದನ್ನು ಅವನೇ ಹೆಚ್ಚು ಬಲ್ಲನು.

وَإِسْرَ الْمَغْفِرَةِ ۖ هُوَ أَعْلَمُ بِكُمْ إِذْ
أَنْشَأَكُمْ مِنَ الْأَرْضِ وَإِذْ أَنْتُمْ أَجِنَّةٌ
فِي بُطُونِ أُمَّهَاتِكُمْ ۚ فَلَا تُزَكُّوْا أَنْفُسَكُمْ
هُوَ أَعْلَمُ بِمَنِ اتَّبَعْتُمْ ۖ

33. ಸಂದೇಶವಾಹಕರೇ, ನೀವು ಕಂಡಿರಾ ದೇವಮಾರ್ಗದಿಂದ ವಿಮುಖನಾಗಿ ಬಿಟ್ಟವನನ್ನು-

أَفَرَأَيْتَ الَّذِي تَتَّبَعْتَ

34. ಮತ್ತು ಸ್ವಲ್ಪ ಮಾತ್ರ ಕೊಟ್ಟು ನಿಲ್ಲಿಸಿ ಬಿಟ್ಟವನನ್ನು?¹⁴

وَأَعْطَى قَلِيلًا ۗ أَكْثَرُ

35. ಅವನು ಸತ್ಯವನ್ನು ಕಾಣಲು, ಅವನ ಬಳಿ ಅದೃಶ್ಯದ ಜ್ಞಾನ ಇದೆಯೇ?

أَعِنْدَهُ عِلْمُ الْغَيْبِ فَهُوَ يَرَى ۖ

36-37. ಮೂಸಾರ ಗ್ರಂಥಗಳಲ್ಲಿ ಮತ್ತು ನಿಷ್ಠೆಯ ಋಣ ತೀರಿಸಿದ ಇಬ್ನಾಹೀಮ್‌ರ ಗ್ರಂಥಗಳಲ್ಲಿ ತಿಳಿಸಲಾಗಿರುವ ವಿಷಯಗಳ ಬಗ್ಗೆ ಯಾವ ಸುದ್ದಿಯೂ ಅವನಿಗೆ ತಲುಪಿಲ್ಲವೇ?¹⁵

أَمْ لَمْ يُدَبِّبْنَا فِي صُحُفِ مُوسَى ۖ
وَأَبْرَاهِيمَ الَّذِي وَتَّى ۖ

38. (ಅದೇನೆಂದರೆ) ಯಾವ ಹೊರೆ ಹೊರುವಾತನೂ ಇನ್ನೊಬ್ಬನ ಹೊರೆ ಹೊರಲಾರನು.¹⁶

أَلَا تَذَرُوا زُرَّارًا ۗ وَزُرَّارَ أَحْرَى ۖ

39. ಮನುಷ್ಯನು ತಾನೇ ಪರಿಶ್ರಮಿಸಿದುದರ ಹೊರತು ಅವನಿಗೆ ಬೇರೇನೂ ಇಲ್ಲ.¹⁷

وَأَنْ لَّيْسَ لِلْإِنْسَانِ إِلَّا مَا سَعَى ۖ

14. ಇದು ಕುರೈಶರ ದೊಡ್ಡ ಸರದಾರರಲ್ಲೊಬ್ಬನಾಗಿದ್ದ ವಲೀದ್ ಬಿನ್ ಮುಗೀರನ ಕಡೆಗಿರುವ ಸೂಚನೆ. ಈ ವ್ಯಕ್ತಿ ಮೊದಲು ಪ್ರವಾದಿವರ್ಯರ(ಸ) ಸಂದೇಶವನ್ನು ಸ್ವೀಕರಿಸಲು ಸನ್ನದ್ಧನಾಗಿದ್ದನು. ಆದರೆ ಅವನು ಮುಸ್ಲಿಮನಾಗುವ ಸಂಕಲ್ಪ ಹೊಂದಿರುವುದು ಅವನ ಬಹುದೇವಾರಾಧಕ ಮಿತ್ರನೊಬ್ಬನಿಗೆ ತಿಳಿದಾಗ ಅವನು ಹೇಳಿದನು, 'ನೀನು ಪಿತ್ರಾರ್ಜಿತ ಧರ್ಮವನ್ನು ತೊರೆಯಬೇಡ. ನಿನಗೆ ಯಾತನೆಯ ಭಯವಿದ್ದರೆ ನನಗೆ ಇಂತಿಷ್ಟು ಮೊತ್ತವನ್ನು ಕೊಟ್ಟು ಬಿಡು. ನಾನು ನಿನ್ನ ಬದಲಿಗೆ ಅಲ್ಲಿನ ಯಾತನೆಯನ್ನು ಸ್ವೀಕರಿಸುವ ಹೊಣೆ ವಹಿಸುತ್ತೇನೆ, ವಲೀದ್ ಈ ಮಾತನ್ನು ಸಮ್ಮತಿಸಿ ದೇವಮಾರ್ಗಕ್ಕೆ ಹತ್ತಿರ ಬಂದವನು ಅದರಿಂದ ವಿಮುಖನಾದನು. ಅವನು ತನ್ನ ಬಹುದೇವಾರಾಧಕ ಮಿತ್ರನಿಗೆ ಕೊಡುತ್ತೇನೆಂದು ಹೇಳಿದ್ದ ಮೊತ್ತದಲ್ಲೂ ಸ್ವಲ್ಪವನ್ನೇ ಕೊಟ್ಟು ಉಳಿದುದನ್ನು ತಡೆಹಿಡಿದನು.

15. ಮುಂದೆ ಹ. ಮೂಸಾ ಮತ್ತು ಹ. ಇಬ್ನಾಹೀಮ್‌ರ(ಅ) ಗ್ರಂಥಗಳ ಮೂಲಕ ಅವತೀರ್ಣಗೊಂಡಿದ್ದ ಬೋಧನೆಗಳ ಸಾರಾಂಶವನ್ನು ವಿವರಿಸಲಾಗುತ್ತಿದೆ.

16. ಅರ್ಥಾತ್- ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಕರ್ಮಗಳಿಗೆ ಹೊಣೆಗಾರನಾಗಿದ್ದಾನೆ. ಒಬ್ಬ ವ್ಯಕ್ತಿಯ ಮೇಲಿನ ಹೊಣೆಯನ್ನು ಇನ್ನೊಬ್ಬನ ಮೇಲೆ ಹೇರಲಾಗುವುದಿಲ್ಲ. ನಿಜವಾದ ಅಪರಾಧಿಯನ್ನು ಅವನ ಜಾಗದಲ್ಲಿ ಶಿಕ್ಷೆ ಅನುಭವಿಸಲು ಇನ್ನೊಬ್ಬನ ತಯಾರಾಗಿದ್ದಾನೆ ಎಂಬ ಕಾರಣಕ್ಕಾಗಿ ಬಿಟ್ಟು ಬಿಡಲಾಗುವುದಿಲ್ಲ.

40. ಮತ್ತು ಅವನ ಪರಿಶ್ರಮವನ್ನು ಸದ್ಯವೇ ನೋಡಲಾಗುವುದು.

وَ أَنْ سَعِيَهُ سَوْفَ يُرَى ۝

41. ಅನಂತರ ಅವನ ಸಂಪೂರ್ಣ ಪ್ರತಿಫಲವನ್ನು ಕೊಡಲಾಗುವುದು-

ثُمَّ يُجْزَاهُ الْجَزَاءَ الْأَوْفَى ۝

42. ಅಂತಿಮವಾಗಿ ತಲುಪಲಿಕ್ಕಿರುವುದು ನಿಮ್ಮ ಪ್ರಭುವಿನ ಕಡೆಗೇ ಆಗಿದೆ.

وَ أَنْ إِلَىٰ رَبِّكَ الْمُنْتَهَىٰ ۝

43. ಅವನೇ ನಗಿಸಿದನು ಮತ್ತು ಅವನೇ ಅಳುವಂತೆ ಮಾಡಿದನು-¹⁸

وَ أَنَّهُ هُوَ أَصْحَابُكَ وَأَبُوكِ ۝

44. ಅವನೇ ಮರಣ ಕೊಟ್ಟನು ಮತ್ತು ಅವನೇ ಜೀವಂತಗೊಳಿಸಿದನು.

وَ أَنَّهُ هُوَ أَمَاتٌ وَأَحْيَا ۝

45-46. ಒಂದು ಹನಿಯು ತೊಟ್ಟಿಕ್ಕುವಾಗ, ಅವನೇ ಅದರಿಂದ ಗಂಡು ಮತ್ತು ಹೆಣ್ಣುಗಳ ಜೊತೆಯನ್ನುಂಟು ಮಾಡಿದನು.

وَ أَنَّهُ خَلَقَ الرَّوْجَيْنِ الذَّكَرَ
وَ الْأُنثَىٰ ۝ مِنْ نُطْفَةٍ إِذَا تُمْنَىٰ ۝

47. ಇನ್ನೊಂದು ಜೀವನ ಪ್ರದಾನ ಮಾಡುವುದೂ ಅವನ ಹೊಣೆಗಾರಿಕೆಯಾಗಿದೆ-

وَ أَنْ عَلَيْهِ النَّشْأَةُ الْآخِرَىٰ ۝

48. ಅವನೇ ಶ್ರೀಮಂತಗೊಳಿಸಿದನು ಮತ್ತು ಆಸ್ತಿಪಾಸ್ತಿ ನೀಡಿದನು-

وَ أَنَّهُ هُوَ أَغْنَىٰ وَأَقْنَىٰ ۝

49. ಅವನೇ 'ಶಿಆರಾ' ನಕ್ಷತ್ರದ ಪ್ರಭು-¹⁹

وَ أَنَّهُ هُوَ رَبُّ الشُّعْرَىٰ ۝

50. ಅವನೇ ಪ್ರಥಮ 'ಆದ್' ಜನಾಂಗವನ್ನು ನಾಶಗೊಳಿಸಿದನು-

وَ أَنَّهُ أَهْلَكَ عَادًا الْأُولَىٰ ۝

51. ಮತ್ತು 'ಸಮೂದ್' ಜನಾಂಗವನ್ನು, ಅವರಲ್ಲಿ ಯಾರೂ ಉಳಿಯದಂತೆ ಅಳಿಸಿಬಿಟ್ಟನು-

وَ تَسْوَدَّ أُنْفُسًا أَسْفَىٰ ۝

52. ಅವರಿಗಿಂತ ಮುಂಚೆ 'ನೂಹ'ರ ಜನಾಂಗವನ್ನು, ನಾಶಗೊಳಿಸಿದನು. ಏಕೆಂದರೆ, ಅವರು ಮಹಾ ಅಕ್ರಮಿಗಳು ಮತ್ತು ವಿದ್ರೋಹಿಗಳೇ ಆಗಿದ್ದರು.

وَ قَرَمَ نُوحٌ مِّنْ قَبْلُ إِنَّهُمْ كَانُوا
هُم أظْلَمَ وَأَطْغَىٰ ۝

17. ಅರ್ಥಾತ್- ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಕರ್ಮಗಳ ಪ್ರತಿಫಲವನ್ನಷ್ಟೇ ಪಡೆಯುವನು. ಒಬ್ಬ ವ್ಯಕ್ತಿಯ ಕರ್ಮಫಲ ಇನ್ನೊಬ್ಬನಿಗೆ ದೊರೆಯಲು ಸಾಧ್ಯವಿಲ್ಲ. ಪ್ರಯತ್ನ ಮತ್ತು ಕರ್ಮಗಳ ಹೊರತು ಯಾವ ವ್ಯಕ್ತಿಗೂ ಏನನ್ನೂ ಪಡೆಯಲು ಸಾಧ್ಯವಿಲ್ಲ.

18. ಅರ್ಥಾತ್- ಸುಖ-ದುಃಖಗಳೆರಡರ ಕಾರಣಗಳು ಅವನಿಂದಲೇ ಆಗಿವೆ. ಅದೃಷ್ಟ-ದುರದೃಷ್ಟಗಳೆಲ್ಲವೂ ಅವನ ಕೈಯಲ್ಲೇ ಇವೆ. ಅದೃಷ್ಟವನ್ನು ರೂಪಿಸುವಲ್ಲಿ ಅಥವಾ ಕೆಡಿಸುವಲ್ಲಿ ಹಸ್ತಕ್ಷೇಪ ಮಾಡಬಲ್ಲಂತಹ ಬೇರಾವ ಶಕ್ತಿಯೂ ಈ ವಿಶ್ವದಲ್ಲಿಲ್ಲ.

19. 'ಶಿಆರಾ' ಎಂದರೆ ಆಕಾಶದ ಅತ್ಯುಜ್ವಲ ನಕ್ಷತ್ರ. ಈ ನಕ್ಷತ್ರ ಮಾನವರ ಅದೃಷ್ಟವನ್ನು ಪ್ರಭಾವಿತಗೊಳಿಸುತ್ತದೆ ಎಂದು ಈಜಿಪ್ಟ್ ಮತ್ತು ಅರಬ್ ನಿವಾಸಿಗಳು ವಿಶ್ವಾಸವಿಡುತ್ತಿದ್ದರು. ಈ ಕಾರಣದಿಂದಲೇ ಅವರು ನೆಚ್ಚಿಕೊಂಡಿದ್ದ ಆರಾಧ್ಯರುಗಳಲ್ಲಿ ಇದೂ ಸೇರಿತ್ತು.

53. ಅಧೋಮುಖವಾಗಿ ಬೀಳುತ್ತಿದ್ದ ನಾಡುಗಳನ್ನು ಅವನು ಕಿತ್ತೆಸೆದನು-

وَالْمُتَفِكَةَ أَهْوَى ۝

54. ತರುವಾಯ ಅವರ ಮೇಲೆ (ನಿಮಗೆ ತಿಳಿದಿರುವಂತೆ) ಏನನ್ನು ಆವರಿಸಿದನೋ ಅದನ್ನು ಆವರಿಸಿಬಿಟ್ಟನು.²⁰

فَغَشَّهَا مَا غَشَّى ۝

55. ಆದುದರಿಂದ ಎಲೈ ಮಾನವಾ, ನಿನ್ನ ಪ್ರಭುವಿನ ಯಾವ ಯಾವ ಅನುಗ್ರಹಗಳ ಬಗ್ಗೆ ನೀನು ಸಂಶಯ ಪಡುವೆ?

فِي أَيِّ الْآلَاءِ رَبِّكَ تَتَمَارَى ۝

56. ಇದು, ಈ ಹಿಂದೆ ಬಂದಿದ್ದ ಎಚ್ಚರಿಕೆಗಳ ಪೈಕಿ ಒಂದು ಎಚ್ಚರಿಕೆಯಾಗಿದೆ.

هَذَا نَذِيرٌ مِنَ النَّذِيرِ الْأُولَى ۝

57. ಬರಲಿರುವ ಘಳಿಗೆಯು ಸನ್ನಿಹಿತವಾಗಿದೆ.

أَرِفَتِ الْأَرْضُفَةَ ۝

58. ಅಲ್ಲಾಹನ ಹೊರತು ಯಾರೂ ಅದನ್ನು ಸರಿಸುವವನಿಲ್ಲ.

لَيْسَ كَهَا مِنْ دُونِ اللَّهِ كَاشِفٌ ۝

59. ನೀವೀಗ ಇದೇ ವಿಷಯಗಳ ಬಗ್ಗೆ ಅಚ್ಚರಿಪಡುತ್ತಿರುವುದೇ?

أَقِمْنَ هَذَا الْحَدِيثَ تَعَجُّبُونَ ۝

60. ನಗುತ್ತೀರಾ? ಅಳುವುದಿಲ್ಲವೇ?

وَتَضْحَكُونَ وَلَا تَبْكُونَ ۝


61. ಹಾಡಿ ನಲಿದು ಇವುಗಳನ್ನು ತಳ್ಳಿ ಹಾಕುತ್ತೀರಾ?

وَأَنْتُمْ سِيدُونَ ۝

62. ಅಲ್ಲಾಹನ ಮುಂದೆ ಸಾಷ್ಟಾಂಗವೆರಗಿರಿ ಮತ್ತು ಅವನ ದಾಸ್ಯ ಕೈಗೊಳ್ಳಿರಿ.

فَاسْجُدُوا لِلَّهِ وَاعْبُدُوا ۝

20. 'ಅಧೋಮುಖವಾಗಿ ಬಿದ್ದ ನಾಡು'ಗಳೆಂದರೆ, ಹ. ಲೂತ್‌ರ(ಅ) ಜನಾಂಗದ ನಾಡುಗಳಾಗಿವೆ. "ಏನನ್ನು ಆವರಿಸಿದವೋ ಅದನ್ನು ಆವರಿಸಿದೆವು" ಎಂದು ಪ್ರಾಯಶಃ ಮೃತ ಸಾಗರದ ನೀರಿನ ಕುರಿತು ಹೇಳಿರಬೇಕು. ಪ್ರಸ್ತುತ ನಾಡುಗಳು ಭೂಮಿಯಲ್ಲಿ ಹೂತು ಹೋದ ಬಳಿಕ ನೀರು ಅದರ ಮೇಲೆ ಹರಡಿಬಿಟ್ಟಿತು. ಇಂದಿಗೂ ಅದು ಆ ಪ್ರದೇಶದಾದ್ಯಂತ ಹರಡಿಕೊಂಡಿದೆ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಲೋಕಾಂತ್ಯದ ಘಳಿಗೆ ಸನ್ನಿಹಿತವಾಯಿತು ಮತ್ತು ಚಂದ್ರನು ಹೋಳಾದನು.¹
2. ಆದರೆ ಯಾವ ನಿದರ್ಶನವನ್ನು ಕಂಡರೂ ಇವರು ವಿಮುಖ ರಾಗುತ್ತಾರೆ ಮತ್ತು ಇದೊಂದು ಪ್ರಚಲಿತ ಜಾದೂಗಾರಿಕೆ ಎನ್ನುತ್ತಾರೆ.
3. ಇವರು (ಇದನ್ನೂ) ಸುಳ್ಳಾಗಿಸಿ ಬಿಟ್ಟರು ಮತ್ತು ತಮ್ಮ ಸ್ವೇಚ್ಛೆಗಳನ್ನೇ ಅನುಸರಿಸಿದರು. ಪ್ರತಿಯೊಂದು ಪ್ರಕರಣವೂ ಒಂದು ಪರಿಣಾಮಕ್ಕೆ ತಲಪಿಯೇ ತೀರಬೇಕಾಗಿದೆ.
4. ವಿದೋಹದಿಂದ ತಡೆಯಬಲ್ಲಷ್ಟು ಪಾಠವುಳ್ಳ (ಗತ ಜನಾಂಗಗಳ) ವೃತ್ತಾಂತಗಳು ಇವರ ಮುಂದೆ ಬಂದಿವೆ.
5. ಉಪದೇಶದ ಉದ್ದೇಶವನ್ನು ಸಂಪೂರ್ಣವಾಗಿ ಈಡೇರಿಸುವಂತಹ ಯುಕ್ತಿಯೂ ಅದರಲ್ಲಿದೆ. ಆದರೆ ಯಾವ ಎಚ್ಚರಿಕೆಯೂ ಇವರ ಮೇಲೆ ಪರಿಣಾಮ ಬೀರುವುದಿಲ್ಲ-

بِسْمِ اللَّهِ الرَّحْمَنِ الرَّحِيمِ

اِقْتَرَبَتِ السَّاعَةُ وَالنَّشَقُ الْقَصْرِ ①

وَإِنْ يَرَوْا آيَةً يُعْرَضُوا وَيَقُولُوا
سِحْرٌ مُسْتَقَرٌّ ②

وَكَذَّبُوا وَاتَّبَعُوا أَهْوَاءَهُمْ وَكُلُّ
أُمَّرٍ مُسْتَقَرٌّ ③

وَلَقَدْ جَاءَهُمْ مِنَ الْأَنْبَاءِ مَا فِيهِ
مُرْدَجَرٌ ④

حِكْمَةٌ بَالِغَةٌ فَمَا تُغْنِ التُّدْرِي ⑤

1. ಅರ್ಥಾತ್- ಚಂದ್ರನ ಹೋಳಾಗುವಿಕೆ, ಲೋಕಾಂತ್ಯದಿನ ಸಮೀಪವಿದೆ ಮತ್ತು ಯಾವ ಸಂದರ್ಭದಲ್ಲಾದರೂ ಅದು ಆಸನ್ನವಾಗಬಹುದು ಎಂಬುದನ್ನು ಸೂಚಿಸುತ್ತದೆ. ಈ ಉದ್ಧರಣೆ ಮತ್ತು ಅದರ ನಂತರದ ವಿವರಣೆ ಆ ಸಂದರ್ಭದಲ್ಲಿ ನಿಜವಾಗಿಯೂ ಹೋಳಾಗಿತ್ತು ಎಂಬುದನ್ನು ಸ್ಪಷ್ಟಪಡಿಸುತ್ತದೆ. ಈ ಘಟನೆಯನ್ನು ಕಣ್ಗಾರೆ ಕಂಡವರ ಪ್ರಕಾರ ಹುಣ್ಣಿಮೆಯ ಚಂದ್ರ ಪ್ರತ್ಯಕ್ಷವಾದ ಸ್ವಲ್ಪ ಹೊತ್ತಿನಲ್ಲೇ ಏಕಾಏಕಿಯಾಗಿ ಹೋಳಾಯಿತು. ಅದರ ಎರಡು ಹೋಳುಗಳು ಬೆಟ್ಟದ ಎರಡು ಕಡೆಗಳಲ್ಲಿ ಕಂಡು ಬಂತು. ಅನಂತರ ಕ್ಷಣ ಮಾತ್ರದಲ್ಲಿ ಅದು ಮತ್ತೆ ಒಂದುಗೂಡಿತು. ಈ ಘಟನೆ ಪ್ರವಾದಿವರ್ಯರ(ಸ) ಸೂಚನೆಯಂತೆ ನಡೆದಿತ್ತು ಮತ್ತು ಮಕ್ಕಾದ ಸತ್ಯನಿಷೇಧಿಗಳು ಪವಾಡವನ್ನು ತೋರಿಸುವ ಬೇಡಿಕೆಯನ್ನಿರಿಸಿದಾಗ ಈ ಪವಾಡವನ್ನು ತೋರಿಸಲಾಗಿತ್ತು ಎಂಬ ಪ್ರವಚನಕಾರರ ಮಾತಿಗೆ ಪ್ರವಾದಿವಚನಗಳಲ್ಲಿ ಯಾವುದೇ ಆಧಾರವಿಲ್ಲ.

6. ಆದುದರಿಂದ ಸಂದೇಶವಾಹಕರೇ, ಇವರಿಂದ ಮುಖ ತಿರುಗಿಸಿ ಕೊಳ್ಳಿರಿ. ಕೂಗುವಾತನು ಒಂದು ಅತ್ಯಂತ ಅಪ್ರಿಯ ವಸ್ತುವಿನ ಕಡೆಗೆ ಕೂಗುವಂದು,

فَتَوَلَّ عَنْهُمْ يَوْمَ يَدْعُ الدَّاعِيَ إِلَىٰ شَيْءٍ نُّكْرٍ ①

7. ಜನರು ಭಯಗ್ರಸ್ತ ದೃಷ್ಟಿಯೊಂದಿಗೆ ತಮ್ಮ ಸಮಾಧಿಗಳಿಂದ, ಚದುರಿದ ಮಿಡತೆಗಳಂತೆ ಹೊರಬರುವರು-

خُشَعًا ابْصَارُهُمْ يَخْرُجُونَ مِنَ الْأَجْدَاثِ كَأَنَّهُمْ جَرَادٌ مُّنتَشِرٌ ②

8. ಕೂಗುವವನ ಕಡೆಗೆ ಧಾವಿಸುತ್ತಿರುವರು. (ಭೂಲೋಕದಲ್ಲಿ ಅದನ್ನು ನಿಷೇಧಿಸುತ್ತಿದ್ದ) ಅದೇ ಸತ್ಯನಿಷೇಧಿಗಳು ಅಂದು, ಇದು ಕಠಿಣವಾದ ದಿನ ಎಂದು ಹೇಳುವರು.

مُهْطِعِينَ إِلَى الدَّاعِيَ يَقُولُ الْكٰفِرُونَ هَذَا يَوْمٌ عَسِرٌ ③

9. ಇವರಿಗಿಂತ ಮುಂಚೆ ನೂಹರ ಜನಾಂಗವು ಸುಳ್ಳಾಗಿಸಿದೆ. ಅವರು ನಮ್ಮ ದಾಸನನ್ನು ಸುಳ್ಳುಗಾರನೆಂದರು. ಇವನು ಹುಚ್ಚನೆಂದರು. ಮತ್ತು ಅವರು (ನೂಹ್) ತೀವ್ರವಾಗಿ ಗದರಿಸಲ್ಪಟ್ಟರು.

كَذَّبَتْ قَبْلَهُمْ قَوْمُ نُوحٍ فَكَذَّبُوا عَبْدَانَا وَقَالُوا مَجْزُونٌ ④ وَأَنْدَجِرَ ⑤

10. ಕೊನೆಗೆ ಅವರು, "ನಾನು ಸೋತೆ. ಇನ್ನು ನೀನು ಇವರ ಮೇಲೆ ಪ್ರತೀಕಾರ ತೀರಿಸು" ಎಂದು ತಮ್ಮ ಪ್ರಭುವನ್ನು ಪ್ರಾರ್ಥಿಸಿದರು.

فَدَاعَا رَبَّهُ أَيُّ مَغْلُوبٍ فَأَنْتَصِرُ ⑥

11. ಆಗ ನಾವು ಧಾರಾಕಾರ ಮಳೆಯಿಂದ ಆಕಾಶದ ದ್ವಾರಗಳನ್ನು ತೆರೆದು ಬಿಟ್ಟೆವು;

فَفَتَحْنَا أَبْوَابَ السَّمَاءِ بِمَاءٍ مُّنْهَرٍ ⑦

12. ನೆಲವನ್ನು ಸೀಳಿ ಚಿಲುಮೆಗಳಾಗಿ ಮಾರ್ಪಡಿಸಿ ಬಿಟ್ಟೆವು ಮತ್ತು ಈ ನೀರಲ್ಲ ವಿಧಿಸಲ್ಪಟ್ಟಿದ್ದ ಆ ಕಾರ್ಯವನ್ನು ಪೂರ್ತಿಗೊಳಿಸಲಿ ಕ್ಯಾಗಿ ಸೇರಿಕೊಂಡಿತು.

وَوَجَّعْنَا الْأَرْضَ عَيْوُنًا فَالْتَفَى الْمَاءُ عَلَىٰ أَمْرٍ قَدْ قُدِرَ ⑧

13. ನೂಹರನ್ನು ನಾವು ಹಲಗೆ ಹಾಗೂ ಮೊಳೆಗಳಿದ್ದ ವಸ್ತುವೊಂದರ ಮೇಲೆ ಸವಾರಿ ಮಾಡಿಸಿದೆವು.

وَحَمَلْنَاهُ عَلَىٰ ذَاتِ الْأَوَاجِ وَدُسْرٍ ⑨

14. ಅದು ನಮ್ಮ ಮೇಲ್ನೋಟದಲ್ಲಿ ಚಲಿಸುತ್ತಿತ್ತು. ಇದು ಅಪಮಾನಿ ಸಲ್ಪಟ್ಟ ವ್ಯಕ್ತಿಯ ಪರವಾಗಿ ಪ್ರತೀಕಾರವಾಗಿತ್ತು.

تَجْرِي بِأَعْيُنِنَا جَزَاءً لِّمَن كَانَ كُفِرًا ⑩

15. ಆ ನಾವೆಯನ್ನು ನಾವು ಒಂದು ನಿರ್ದೋಷವಾಗಿ ಉಳಿಸಿದೆವು. ಇದರಿಂದ ಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ?

وَلَقَدْ شَرَكْنَاهَا آيَةً فَهَلْ مِنْ مُّدْرِكٍ ⑪

2. ಅರ್ಥಾತ್- ಚಂಡಮಾರುತ ಬೀಸುವುದಕ್ಕೆ ಮೊದಲು ಅಲ್ಲಾಹನ ಆದೇಶದಂತೆ ಹ. ನೂಹ್(ಅ) ನಿರ್ಮಿಸಿದ್ದ ನಾವೆ.

16. ನೋಡಿರಿ, ಹೇಗಿತ್ತು ನನ್ನ ಶಿಕ್ಷೆ ಮತ್ತು ಹೇಗಿದ್ದುವು ನನ್ನ ಎಚ್ಚರಿಕೆಗಳು.

فَكَيْفَ كَانَ عَذَابِي وَنُذُرِي ۝١٦

17. ನಾವು ಈ ಕುರ್ಆನನ್ನು ಉಪದೇಶಕ್ಕಾಗಿ ಸುಲಭ ಸಾಧನವಾಗಿ ಮಾಡಿರುವೆವು.³ ಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ?

وَلَقَدْ يَسَّرْنَا الْقُرْآنَ لِلذِّكْرِ فَهَلْ مِنْ مُدَكِّرٍ ۝١٧

18. ಆದ್ ಜನಾಂಗದವರು ಧಿಕ್ಕರಿಸಿದರು. ನೋಡಿರಿ, ಆಗ ಹೇಗಿತ್ತು ನನ್ನ ಶಿಕ್ಷೆ ಮತ್ತು ಹೇಗಿದ್ದುವು ನನ್ನ ಎಚ್ಚರಿಕೆಗಳು?

كَذَّبَتْ عَادٌ فَكَيْفَ كَانَ عَذَابِي وَنُذُرِي ۝١٨

19. ನಾವು ಒಂದು ನಿರಂತರ ಅಶುಭದ ದಿನ ಅವರ ಮೇಲೆ ತೀವ್ರವಾದ ಬಿರುಗಾಳಿಯನ್ನು ಕಳುಹಿಸಿದೆವು-

إِنَّا أَرْسَلْنَا عَلَيْهِمْ رِيحًا صَرْصَرًا فِي يَوْمٍ نَحْسٍ مُسْتَبِيرٍ ۝١٩

20. ಬೇರು ಸಹಿತ ಕಿತ್ತು ಬೀಳುವ ಖಜೂರದ ಕಾಂಡಗಳಂತೆ ಅದು ಜನರನ್ನು ಎತ್ತಿ ಎತ್ತಿ ಎಸೆಯುತ್ತಿತ್ತು.

تَنْزِيلُ النَّاسِ كَأَنَّهُمْ أَعْجَانُ نَخْلٍ مُنْقَعِرٍ ۝٢٠

21. ಆದುದರಿಂದ ನೋಡಿರಿ, ಹೇಗಿತ್ತು ನನ್ನ ಶಿಕ್ಷೆ ಮತ್ತು ಹೇಗಿದ್ದುವು ನನ್ನ ಎಚ್ಚರಿಕೆಗಳು.

فَكَيْفَ كَانَ عَذَابِي وَنُذُرِي ۝٢١

22. ನಾವು ಈ ಕುರ್ಆನನ್ನು ಉಪದೇಶಕ್ಕಾಗಿ ಸುಲಭ ಸಾಧನವಾಗಿ ಮಾಡಿರುವೆವು. ಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ?

وَلَقَدْ يَسَّرْنَا الْقُرْآنَ لِلذِّكْرِ فَهَلْ مِنْ مُدَكِّرٍ ۝٢٢

23. ಸಮೂದ್ (ಜನಾಂಗದವರು) ಎಚ್ಚರಿಕೆಗಳನ್ನು ತಿರಸ್ಕರಿಸಿದರು.

كَذَّبَتْ شَمُودُ بِالنُّذُرِي ۝٢٣

24. ಮತ್ತು ಹೀಗೆ ಹೇಳ ತೊಡಗಿದರು- "ನಮ್ಮಲ್ಲೇ ಇರುವಂತಹ ಒಬ್ಬ ವ್ಯಕ್ತಿ. ನಾವು ಅವನನ್ನು ಹಿಂಬಾಲಿಸಬೇಕೆ? ಅವನ ಅನುಸರಣೆಯನ್ನು ಸ್ವೀಕರಿಸಿಕೊಂಡೆವೆಂದರೆ ನಾವು ದಾರಿಗಟ್ಟಿದ್ದೇವೆ ಹಾಗೂ ತಿಳಿಗೇಡಿಗಳಾಗಿದ್ದೇವೆಂದೇ ಅರ್ಥ.

فَقَالُوا أَأَبْشَرًا مِنَّا وَاحِدًا نَتَّبِعُهُ إِنَّا إِذًا لَفِي ضَلَالٍ وَسُعُرٍ ۝٢٤

25. ನಮ್ಮ ನಡುವೆ 'ದಿವ್ಯ ಬೋಧನೆ' ಇಳಿಸಲ್ಪಡಲು ಇವನೊಬ್ಬನೇ ಇದ್ದುದೇ? ವಾಸ್ತವದಲ್ಲಿ ಇವನು ಮಹಾ ಸುಳ್ಳುಗಾರ ಮತ್ತು ದುರಹಂಕಾರಿ ಆಗಿದ್ದಾನೆ."

ءَأُنزِلَ إِلَيْكَ عَالِيَهُ مِنْ بَيْنِنَا بَلْ هُوَ كَذَّابٌ أَشِرٌّ ۝٢٥

3. ಅರ್ಥಾತ್- ವಿದ್ರೋಹಿ ಜನಾಂಗಗಳ ಮೇಲೆ ಇಳಿದ ಪಾಠಬೋಧಕವಾದ ಯಾತನೆ, ಉಪದೇಶ ಪಡೆಯುವ ಉಪಾಧಿಗಳಲ್ಲೊಂದಾಗಿದೆ. ಸಾಫ್ತಾಧಾರ ಮತ್ತು ಉಪದೇಶಗಳೊಂದಿಗೆ ಸನ್ಮಾರ್ಗ ತೋರುವ ಈ ಪವಿತ್ರ ಕುರ್ಆನ್ ಉಪದೇಶ ಪಡೆಯುವ ಮತ್ತೊಂದು ಉಪಾಧಿಯಾಗಿದೆ. ಮೊದಲನೆಯ ಉಪಾಧಿಗಿಂತ ಎರಡನೆಯ ಉಪಾಧಿ ಹೆಚ್ಚು ಸರಳವಾದುದಾಗಿದೆ. ಹಾಗಿದ್ದರೂ ನೀವು ಯಾಕೆ ಅದರಿಂದ ಪ್ರಯೋಜನ ಪಡೆಯುವುದಿಲ್ಲ? ಯಾತನೆಯನ್ನು ನೋಡುವುದರ ಬಗ್ಗೆಯೇ ಯಾಕೆ ಪಟ್ಟು ಹಿಡಿಯುತ್ತಿದ್ದೀರಿ.

26. (ನಾವು ನಮ್ಮ ಸಂದೇಶವಾಹಕನೊಡನೆ ಹೀಗೆ ಹೇಳಿದೆವು.)
"ಯಾರು ಮಹಾ ಸುಳ್ಳುಗಾರ ಹಾಗೂ ದುರಹಂಕಾರಿಯೆಂದು ನಾಳೆಯೇ ಇವರಿಗೆ ತಿಳಿಯಲಿದೆ. سَيَعْلَمُونَ عَدَا مَنِ الْكَذَّابِ الْاَشْرُ ۝
27. ನಾವು ಒಂದು ಒಂಟೆಯನ್ನು ಇವರ ಪಾಲಿಗೆ ಪರೀಕ್ಷೆಯಾಗಿ ಕಳುಹಿಸುತ್ತಿದ್ದೇವೆ. ಇನ್ನು ಇವರ ಅಂತಿಮ ಪರಿಣಾಮವೇನಾಗುತ್ತದೆಂದು ತುಸು ತಾಳ್ಮೆಯಿಂದ ನೋಡಿರಿ. اِنَّا مُرْسِلُو النَّاقَةِ فِتْنَةً لَّهُمْ فَارْتَقِبْهُمْ وَاصْطَبِرْ ۝
28. ನೀರನ್ನು ಇವರ ಮತ್ತು ಒಂಟೆಯ ನಡುವೆ ಹಂಚಲಾಗುವುದೆಂದೂ ಪ್ರತಿಯೊಬ್ಬನು ತನ್ನ ಸರದಿಯ ದಿನ ನೀರಿಗೆ ಬರಬೇಕೆಂದೂ ಇವರಿಗೆ ಸೂಚನೆ ಕೊಟ್ಟುಬಿಡಿರಿ.⁴ وَنَبَّيْنَاهُمْ اَنَّ الْمَاءَ قِسْمَةٌ بَيْنَهُمْ كُلُّ شَرْبٍ مُّحْتَضِرٌ ۝
29. ಕೊನೆಗೆ ಅವರು ತಮ್ಮ ವ್ಯಕ್ತಿಯನ್ನು ಕೂಗಿ ಕರೆದರು. ಅವನು ಈ ಕಾರ್ಯದ ಹೊಣೆ ಹೊತ್ತನು ಮತ್ತು ಒಂಟೆಯನ್ನು ಕೊಂದು ಹಾಕಿದನು. فَنَادُوا صَاحِبَهُمْ فَتَعَاطَى فَعَقَرَ ۝
30. ಅನಂತರ ನೋಡಿರಿ, ಹೇಗಿತ್ತು ನನ್ನ ಶಿಕ್ಷೆ ಮತ್ತು ಹೇಗಿದ್ದುವು ನನ್ನ ಎಚ್ಚರಿಕೆಗಳು? فَكَيْفَ كَانَ عَدَايِي وَتُدْر ۝
31. ನಾವು ಅವರ ಮೇಲೆ ಒಂದೇ ಘನ ಸ್ಪೋಟವನ್ನು ಕಳುಹಿಸಿದೆವು ಮತ್ತು ಅವರು ಹಟ್ಟಿಯವರು ತುಳಿದ ಕಸದಂತೆ ಹೊಟ್ಟಾಗಿ ಬಿಟ್ಟರು.⁵ اِنَّا اَرْسَلْنَا عَلَيْهِمْ صَيْحَةً وَّاحِدَةً فَكَانُوا كَهَشِيمِ الْمُحْتَظِرِ ۝
32. ನಾವು ಈ ಕುರ್ಆನನ್ನು ಉಪದೇಶಕ್ಕಾಗಿ ಸುಲಭ ಸಾಧನವಾಗಿ ಮಾಡಿರುವೆವು. ಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ? وَ لَقَدْ يَسَّرْنَا الْقُرْآنَ لِلذِّكْرِ فَهَلْ مِنْ مُّذَكِّرٍ ۝

4. ಇದು, "ಒಂಟೆಯನ್ನು ನಾವು ಅವರ ಪಾಲಿಗೆ ಫಿತ್ನೆಯನ್ನಾಗಿ ಮಾಡಿ ಕಳುಹಿಸುತ್ತಿದ್ದೇವೆ" ಎಂಬ ಮಾತಿನ ವಿವರಣೆ. ಆ ಫಿತ್ನೆಯನ್ನು ಏನಾಗಿತ್ತೆಂದರೆ, -ಹಠಾತ್ತನೆ ಒಂದು ಒಂಟೆಯನ್ನು ತಂದು ಅವರ ಮುಂದೆ ನಿಲ್ಲಿಸಲಾಯಿತು. ಒಂದು ದಿನ ಈ ಒಂಟೆ ಮಾತ್ರ ನೀರು ಕುಡಿಯುವುದು ಮತ್ತು ಮರುದಿನ ನೀವು ನಿಮಗಾಗಿ ಮತ್ತು ನಿಮ್ಮ ಜಾನುವಾರುಗಳಿಗಾಗಿ ನೀರನ್ನು ಪಡೆಯಬಹುದು. ಒಂಟೆ ನೀರು ಕುಡಿಯಬೇಕಾದ ದಿನ ನಿಮ್ಮಲ್ಲಿ ಯಾರೂ ಯಾವುದೇ ಬಾವಿ ಅಥವಾ ಚಿಲುಮೆಯಿಂದ ನೀರನ್ನು ಪಡೆಯಬಾರದು, ಅಂತೆಯೇ ಜಾನುವಾರುಗಳಿಗೂ ಕುಡಿಸಲಿಕ್ಕೂ ಬಾರದು ಎಂದು ಅವರೊಡನೆ ಹೇಳಲಾಯಿತು. ಯಾವುದೇ ಸೇನಾಬಲವಾಗಲಿ, ಜನಬೆಂಬಲವಾಗಲಿ ಇಲ್ಲದಂತಹ ವ್ಯಕ್ತಿ ಎಂದು ಅವರು ಯಾರ ಬಗ್ಗೆ ಹೇಳುತ್ತಿದ್ದರೋ ಆ ವ್ಯಕ್ತಿಯ ಕಡೆಯಿಂದಲೇ ಈ ಪಂಥಾಹ್ವಾನವನ್ನು ನೀಡಲಾಯಿತು.
5. ಜಾನುವಾರುಗಳನ್ನು ಸಾಕುವವರು ಜಾನುವಾರುಗಳಿಗಾಗಿ ಇರುವ ಬೇಲಿಯನ್ನು, ಕಟ್ಟಿಗೆ ಮತ್ತು ಮುಳ್ಳುಕಂಟಿಗಳಿಂದ ಭದ್ರಪಡಿಸುತ್ತಾರೆ. ಬೇಲಿಯ ಮುಳ್ಳುಕಂಟಿಗಳು ಕ್ರಮೇಣ ಒಣಗಿ ಉದುರಿ ಹೋಗುತ್ತವೆ. ಜಾನುವಾರುಗಳ ತುಳಿತದಿಂದ ಅವು ಧೂಳಿನ ಕಣಗಳಂತಾಗಿ ಬಿಡುತ್ತವೆ. ಸಮೂದ್ ಗೋತ್ರದ ತುಳಿಯಲ್ಲಟ್ಟು ಶಿಥಿಲ ಶವಗಳನ್ನು ಈ ಧೂಳಿನ ಕಣಗಳಿಗೆ ಹೋಲಿಸಲಾಗಿದೆ.

33. ಲೂತರ ಜನಾಂಗವು ಎಚ್ಚರಿಕೆಗಳನ್ನು ತಿರಸ್ಕರಿಸಿತು-
34. ಮತ್ತು ನಾವು ಅವರ ಮೇಲೆ ಕಲ್ಲಿನ ಮಳೆಗರೆಯುವಂತಹ ಬಿರುಗಾಳಿಯನ್ನು ಕಳುಹಿಸಿದೆವು. ಲೂತರ ಮನೆಯವರು ಮಾತ್ರ ಅದರಿಂದ ರಕ್ಷಿತರಾದರು. ಅವರನ್ನು ನಾವು ನಮ್ಮ ಅನುಗ್ರಹದಿಂದ ರಾತ್ರಿಯ ಅಂತಿಮ ಜಾವದಲ್ಲಿ ಪಾರುಗೊಳಿಸಿದೆವು-
35. ಕೃತಜ್ಞನಾಗಿರುವಾತನಿಗೆ ನಾವು ಈ ರೀತಿ ಪ್ರತಿಫಲ ನೀಡುತ್ತೇವೆ.
36. ಲೂತರು ತಮ್ಮ ಜನಾಂಗದವರಿಗೆ ನಮ್ಮ ಹಿಡಿತದ ಕುರಿತು ಎಚ್ಚರಿಕೆ ನೀಡಿದ್ದರು. ಆದರೆ ಅವರು ಎಲ್ಲ ಎಚ್ಚರಿಕೆಗಳ ಬಗ್ಗೆ ಸಂಶಯ ತಾಳಿ ಮಾತುಗಳಲ್ಲೇ ಹಾರಿಸಿ ಬಿಡುತ್ತಿದ್ದರು.
37. ಮಾತ್ರವಲ್ಲದೆ ಅವರು ಅವರನ್ನು (ಲೂತರನ್ನು) ತಮ್ಮ ಅತಿಥಿಗಳನ್ನು ರಕ್ಷಿಸದಂತೆ ತಡೆಯಲು ಪ್ರಯತ್ನಿಸಿದರು. ಕೊನೆಗೆ, ಇನ್ನು ನಮ್ಮ ಯಾತನೆಯ ಮತ್ತು ಎಚ್ಚರಿಕೆಗಳ ಸವಿಯನ್ನು ಉಣ್ಣೆರೆಂದು ನಾವು ಅವರ ಕಣ್ಣುಗಳನ್ನು ಕುರುಡಾಗಿಸಿ ಬಿಟ್ಟೆವು.
38. ಪ್ರಾತಃಕಾಲದಲ್ಲೇ ಒಂದು ಸ್ಥಿರ ಯಾತನೆಯು ಅವರನ್ನು ಆವರಿಸಿತು.
39. ಇನ್ನು ನನ್ನ ಯಾತನೆಯ ಮತ್ತು ನನ್ನ ಎಚ್ಚರಿಕೆಗಳ ರುಚಿಯನ್ನು ಸವಿಯಿರಿ.
40. ನಾವು ಈ ಕುರ್ಆನನ್ನು ಉಪದೇಶಕ್ಕಾಗಿ ಸುಲಭ ಸಾಧನವಾಗಿ ಮಾಡಿರುವೆವು. ಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ?
41. ಫಿರಾ಼ನಿನ ಮನೆತನದ ಬಳಿಗೂ ಎಚ್ಚರಿಕೆಗಳು ಬಂದಿದ್ದುವು.
42. ಆದರೆ ಅವರು ನಮ್ಮ ಎಲ್ಲ ನಿರ್ದೇಶನಗಳನ್ನು ತಿರಸ್ಕರಿಸಿ ಬಿಟ್ಟರು. ಕೊನೆಗೆ ನಾವು ಅವರನ್ನು ಹಿಡಿದೆವು- ಪ್ರಚಂಡ ಸಾಮರ್ಥ್ಯವುಳ್ಳವನೊಬ್ಬನು ಹಿಡಿಯುವಂತೆ.

كَذَّبَتْ قَوْمُ لُوطٍ بِالَّذِينَ

إِنَّا أَرْسَلْنَا عَلَيْهِمْ حَاصِبًا إِلَّا آلَ
لُوطٍ نَّجَّيْنَاهُمْ بِسَحَرٍ

نِعْمَةٌ مِّنْ عِنْدِنَا ۚ كَذَلِكَ نَجْزِي
مَنْ شَكَرَ

وَلَقَدْ أَنْذَرَهُمْ بَطْشَتَنَا فَتَمَارَوْا
بِالَّذِينَ

وَلَقَدْ رَاوَدُوهُ عَنْ ضَيْفِهِ فَطَبَّسْنَا
أَعْيُنَهُمْ فَذُوقُوا عَذَابِي وَنُذُرِي

وَلَقَدْ صَبَّحَهُمُ بَكْرَةٌ عَذَابٌ مُّسْتَقَرٌّ

فَذُوقُوا عَذَابِي وَنُذُرِي

وَلَقَدْ يَسَّرْنَا الْقُرْآنَ لِلذِّكْرِ
فَهَلْ مِنْ مُّدْكِرٍ

وَلَقَدْ جَاءَ آلَ فِرْعَوْنَ النُّذُرُ

كَذَّبُوا بِآيَاتِنَا كِذِبًا فَخَذْنَاهُمْ
أَخَذًا عَزِيزًا مُّفْتَدِرًا

43. ನಿಮ್ಮ ಸತ್ಯನಿಷೇಧಿಗಳು ಅವರಿಗಿಂತ ಉತ್ತಮರೇ? ಅಥವಾ ದಿವ್ಯಗ್ರಂಥಗಳಲ್ಲಿ ನಿಮಗಾಗಿ ಕ್ಷಮೆ ಲಿಖಿತವಾಗಿದೆಯೇ?

أَكْفَارُكُمْ خَيْرٌ مِنْ أَوْلِيكُمْ أَمْ
لَكُمْ بَرَآءَةٌ فِي الزُّبُرِ ①

44. ಅಥವಾ ಇವರು, ನಾವು ಒಂದು ಪ್ರಬಲ ಪಂಗಡವಾಗಿದ್ದು ನಮ್ಮನ್ನು ರಕ್ಷಿಸಿಕೊಳ್ಳಬಲ್ಲೆವೆಂದು ಹೇಳುತ್ತಿರುವರೇ?

أَمْ يَقُولُونَ نَحْنُ جَمِيعٌ مُنتَصِرُونَ ②

45. ಸದ್ಯದಲ್ಲೇ ಈ ಪಂಗಡವು ಸೋತು ಹೋಗುವುದು ಮತ್ತು ಇವರೆಲ್ಲರೂ ಬೆನ್ನು ತಿರುಗಿಸಿ ಓಡಿ ಹೋಗುವರು.

سَيُهْزَمُ الْجَمْعُ وَيُوَلُّونَ الدُّبُرَ ③

46. ನಿಜವಾಗಿ ಇವರ ವಿಚಾರಣೆಗೆಂದು ವಾಗ್ದಾನ ಮಾಡಲಾಗಿರುವ ನೈಜ ಸಮಯವು ಪುನರುತ್ಥಾನ ದಿನವಾಗಿದೆ. ಅದು ಭಾರೀ ವಿಪತ್ತಿನ ಮತ್ತು ಅತ್ಯಂತ ಕಹಿಯಾದ ಘಳಿಗೆಯಾಗಿದೆ.

بَلِ السَّاعَةِ مَوْعِدُهُمْ وَالسَّاعَةِ
أَذَىٰ وَآمْرٌ ④

47. ಈ ಅಪರಾಧಿಗಳು ವಾಸ್ತವದಲ್ಲಿ ಅಪಗ್ರಹಿಕೆಗೆ ಒಳಗಾಗಿದ್ದಾರೆ ಮತ್ತು ಇವರ ಬುದ್ಧಿ ಕೆಟ್ಟಿದೆ.

إِنَّ الْمُجْرِمِينَ فِي ضَلَالٍ وَسُعُرٍ ⑤

48. ಇವರು ಅಧೋಮುಖಿಗಳಾಗಿ ನರಕಾಗ್ನಿಯಲ್ಲಿ ಎಳೆಯಲ್ಪಡುವ ದಿನ, ಅವರೊಡನೆ- "ಈಗ ನರಕದ ಜ್ವಾಲೆಯ ರುಚಿಯನ್ನು ಸವಿಯಿರಿ" ಎನ್ನಲಾಗುವುದು.

يَوْمَ يُسْحَبُونَ فِي النَّارِ عَلَىٰ وُجُوهِهِمْ
دُؤَابُّ مَسَّ سَقَرَ ⑥

49. ನಾವು ಪ್ರತಿಯೊಂದು ವಸ್ತುವನ್ನು ಒಂದು ವಿಧಿ ನಿಯಮಕ್ಕನುಸಾರ ಸೃಷ್ಟಿಸಿರುವೆವು.⁷

إِنَّا كُلَّ شَيْءٍ خَلَقْنَاهُ بِقَدَرٍ ⑦

50. ನಮ್ಮ ಆಜ್ಞೆಯು ಕೇವಲ ಒಂದೇ ಆಜ್ಞೆಯಾಗಿರುತ್ತದೆ ಮತ್ತು ರೆಪ್ಪೆ ಬಡಿಯುವುದರೊಳಗೆ ಅದು ಕಾರ್ಯಗತವಾಗಿ ಬಿಡುತ್ತದೆ.

وَمَا أَمْرُنَا إِلَّا وَاحِدَةٌ كَلَمْحٍ بِالْبَعْرِ ⑧

51. ನಿಮ್ಮಂತಹ ಅನೇಕರನ್ನು ನಾವು ನಾಶಗೊಳಿಸಿರುತ್ತೇವೆ. ಹೀಗಿರುತ್ತ ಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ?

وَلَقَدْ أَهْلَكْنَا أَشْيَاعَكُمْ فَهَلْ مِنْ
مُدَّاكٍ ⑨

52. ಇವರು ಮಾಡಿರುವುದೆಲ್ಲವೂ ದಾಖಲೆಗಳಲ್ಲಿ ಉಲ್ಲೇಖಿತವಿದೆ.

وَكُلُّ شَيْءٍ فَعَلُوهُ فِي الزُّبُرِ ⑩

6. ಇದು ಕುರೈಶರ ಕುರಿತು ಇರುವ ಸಂಬೋಧನೆ. ಅರ್ಥಾತ್ ಯಾವ ಸತ್ಯನಿಷೇಧ, ಸುಳ್ಳಾಗಿಸುವಿಕೆ ಮತ್ತು ಹಟಮಾರಿತನಕ್ಕಾಗಿ ಇತರ ಜನಾಂಗಗಳಿಗೆ ಶಿಕ್ಷೆ ನೀಡಲಾಗಿದೆಯೋ, ಅದೇ ಧೋರಣೆಯನ್ನು ಕೈಗೊಂಡುಕೂಗಿ ನಿಮಗೂ ಯಾಕೆ ಶಿಕ್ಷೆ ನೀಡಬಾರದು? ಶಿಕ್ಷೆ ನೀಡದಿರಲು ನಿಮ್ಮಲ್ಲಿರುವ ಒಳಿತಾದರೂ ಯಾವುದು?

7. ಅರ್ಥಾತ್- ಲೋಕದ ಯಾವ ವಸ್ತುವನ್ನೂ ಹಠಾತ್ತನೆ ಸೃಷ್ಟಿಸಲಾಗಿಲ್ಲ. ಪ್ರತಿಯೊಂದು ವಸ್ತುವಿಗೂ ಒಂದು ಅದೃಷ್ಟವಿದೆ. ಅದರಂತೆ ನಿರ್ದಿಷ್ಟ ವೇಳೆಗೆ ಅದು ರೂಪುತಾಳುತ್ತದೆ. ನಿರ್ದಿಷ್ಟ ಆಕಾರವನ್ನು ಪಡೆಯುತ್ತದೆ, ನಿರ್ದಿಷ್ಟ ಹಂತದ ತನಕ ಬೆಳೆಯುತ್ತದೆ, ನಿರ್ದಿಷ್ಟ ಅವಧಿಯ ತನಕ ಬಾಕಿಯುಳಿಯುತ್ತದೆ ಮತ್ತು ನಿರ್ದಿಷ್ಟ ವೇಳೆಗೆ ಕೊನೆಗೊಳ್ಳುತ್ತದೆ.

53. ಚಿಕ್ಕದೂ ದೊಡ್ಡದೂ ಪ್ರತಿಯೊಂದು ವಿಷಯವೂ ಲಿಖಿತವಾಗಿ ಇದೆ.

وَكُلُّ صَغِيرٍ وَكَبِيرٍ مُّسْتَقَرٌّ ﴿٥٣﴾

54. ಆಜ್ಞೋಲ್ಲಂಘನೆಯಿಂದ ದೂರವಿರುವವರು ಖಂಡಿತವಾಗಿಯೂ ಸ್ವರ್ಗೋದ್ಯಾನಗಳಲ್ಲಿ ಮತ್ತು ಕಾಲುಕೆಗಳಲ್ಲಿ ಇರುವರು-

إِنَّ الْمُتَّقِينَ فِي جَنَّاتٍ وَنَهْرٍ ﴿٥٤﴾

55. ಅದು ನೈಜ ಗೌರವದ ಸ್ಥಾನ, ಅದು ಅಧಿಕಾರ ಸಂಪನ್ನ ಸಾಮ್ರಾಟನ ಬಳಿಯಲ್ಲೇ ಇದೆ.

فِي مَقْعَدٍ صِدْقٍ عِنْدَ مَلِيكٍ مُّتَّقٍ ﴿٥٥﴾

761



(ಅವತೀರ್ಣ - ಮದೀನಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ರಹ್ಮಾನನು (ಪರಮ ದಯಾಮಯನು)-
2. ಈ ಕುರ್ಆನನ್ನು ಕಲಿಸಿರುವನು.
3. ಅವನೇ ಮಾನವನನ್ನು ಸೃಷ್ಟಿಸಿದನು-
4. ಮತ್ತು ಅವನಿಗೆ ಮಾತಾಡಲು ಕಲಿಸಿದನು-
5. ಸೂರ್ಯ ಚಂದ್ರರು ಒಂದು ಗಣನೆಗೆ ಅಧೀನರಾಗಿದ್ದಾರೆ-
6. ಮತ್ತು ಎಲ್ಲ ನಕ್ಷತ್ರಗಳೂ ವೃಕ್ಷಗಳೂ ಸಾಷ್ಟಾಂಗವೆರಗುತ್ತಿವೆ.¹
7. ಆಕಾಶವನ್ನು ಅವನು ಉನ್ನತಗೊಳಿಸಿದನು ಮತ್ತು ತಕ್ಕಡಿ ಸ್ಥಾಪಿಸಿದನು.²
8. ಆದುದರಿಂದ ನೀವು ಸಮತೋಲನವನ್ನು ಕೆಡಿಸಬೇಡಿ.
9. ನ್ಯಾಯದೊಂದಿಗೆ ಸರಿಯಾಗಿ ತೂಗಿರಿ ಮತ್ತು ತೂಕದಲ್ಲಿ ಕಡಿತ ಮಾಡಬೇಡಿರಿ.³

الرَّحْمَنُ ۝

عَلَّمَ الْقُرْآنَ ۝

خَلَقَ الْإِنْسَانَ ۝

عَلَّمَهُ الْبَيَانَ ۝

الشَّمْسُ وَالْقَمَرُ بِحُسْبَانٍ ۝

وَالنَّجْمُ وَالشَّجَرُ يَسْجُدَانِ ۝

وَالسَّمَاءَ رَفَعَهَا وَوَضَعَ الْمِيزَانَ ۝

أَلَّا تَطْغَوْا فِي الْمِيزَانِ ۝

وَأَقِيمُوا الْوَزْنَ بِالْقِسْطِ وَلَا تُخْسِرُوا

الْمِيزَانَ ۝

1. ಅರ್ಥಾತ್- ಆಚ್ಛಾನುಸಾರಿಗಳಾಗಿವೆ. ಅಲ್ಲಾಹನ ಆಜ್ಞೆಯಿಂದ ಅವು ಕೂಡಲೆಳೆಯಷ್ಟು ಕದಲಲಾರವು.
2. ಬಹುತೇಕ ಎಲ್ಲ ವ್ಯಾಖ್ಯಾನಕಾರರೂ 'ವಿೂಝಾನ್'(ತಕ್ಕಡಿ)ನ ಅರ್ಥ ನ್ಯಾಯವೆಂದಿದ್ದಾರೆ. 'ವಿೂಝಾನನ್ನು ಸಂಸ್ಥಾಪಿಸುವುದು' ಎಂಬುದಕ್ಕೆ ಅವರು ಅಲ್ಲಾಹನು ನಿಸರ್ಗದ ಸಮಸ್ತ ವ್ಯವಸ್ಥೆಯನ್ನು ನ್ಯಾಯದೊಂದಿಗೆ ಸಂಸ್ಥಾಪಿಸಿದ್ದಾನೆ ಎಂಬ ಅರ್ಥ ನೀಡಿದ್ದಾರೆ.
3. ಅರ್ಥಾತ್- ಸಮಸ್ತ ವ್ಯವಸ್ಥೆ ನ್ಯಾಯದೊಂದಿಗೆ ಸಂಸ್ಥಾಪನೆಗೊಂಡಿರುವ ಸಂತುಲಿತ ನಿಸರ್ಗದಲ್ಲಿ ನೀವಿರುವುದರಿಂದ ನೀವೂ ನ್ಯಾಯದಲ್ಲಿ ನೆಲೆಗೊಳ್ಳಬೇಕು. ಯಾವ ಕ್ಷೇತ್ರದಲ್ಲಿ ನಿಮಗೆ ಸ್ವಾತಂತ್ರ್ಯ ನೀಡಲಾಗಿದೆಯೋ ಅದರಲ್ಲಿ ನೀವು ನ್ಯಾಯದೊಂದಿಗೆ ವರ್ತಿಸದಿದ್ದರೆ ನಿಸರ್ಗದ ಪ್ರವೃತ್ತಿಯೊಂದಿಗೆ ಬಂಡಾಯ ತೋರಿದಂತಾಗುತ್ತದೆ.

- | | |
|---|---|
| 10. ಅವನು ಭೂಮಿಯನ್ನು ಸಕಲ ಸೃಷ್ಟಿಗಳಿಗಾಗಿ ಉಂಟು ಮಾಡಿದನು- | وَ الْأَرْضِ وَصَعَهَا لِلْأَنَامِ ۝ |
| 11. ಅದರಲ್ಲಿ ತರತರದ ಅನೇಕ ರುಚಿಕರವಾದ ಫಲಗಳಿವೆ, ಖರ್ಜೂರದ ಮರಗಳಿವೆ, ಅವುಗಳ ಫಲಗಳು ಹೊದಿಕೆಗಳಲ್ಲಿ ಸುತ್ತಿಕೊಂಡಿವೆ. | فِيهَا فَاكِهَةٌ ۗ وَالنَّخْلُ ذَاتُ الْأَكْمَامِ ۝ |
| 12. ತರತರದ ಧಾನ್ಯಗಳಿವೆ. ಅವುಗಳಲ್ಲಿ ಹೊಟ್ಟು ಇದೆ ಕಾಳೂ ಇದೆ. | وَ الْحَبُّ ذُو الْعَصْفِ وَالرَّيْحَانُ ۝ |
| 13. ಯಕ್ಷಗಳೇ ಮತ್ತು ಮಾನವರೇ, ನೀವನ್ನು ನಿಮ್ಮ ಪ್ರಭುವಿನ ಯಾವ ಯಾವ ಅನುಗ್ರಹಗಳನ್ನು ⁴ ಸುಳ್ಳಾಗಿಸುವಿರಿ? | فِي آيِ الْآءِ رَبِّكُمْ تَكْذِبُونَ ۝ |
| 14. ಅವನು ಮಾನವನನ್ನು ಓಡಿನಂತಹ ಹಳಸಿದ ಒಣ ಗಾರೆಯಿಂದ ಉಂಟು ಮಾಡಿದನು- | خَلَقَ الْإِنْسَانَ مِنْ صَلْصَالٍ كَالْفَخَّارِ ۝ |
| 15. ಮತ್ತು ಯಕ್ಷಗಳನ್ನು ಅಗ್ನಿಯ ಜ್ವಾಲೆಯಿಂದ ಸೃಷ್ಟಿಸಿದನು. | وَ خَلَقَ الْجَانَّ مِنْ مَّارِجٍ مِنْ تَارٍ ۝ |
| 16. ಯಕ್ಷಗಳೇ ಮತ್ತು ಮಾನವರೇ, ನೀವನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಮಹಿಮೆಗಳನ್ನು ಸುಳ್ಳಾಗಿಸುವಿರಿ? | فِي آيِ الْآءِ رَبِّكُمْ تَكْذِبُونَ ۝ |
| 17. ಎರಡು ಪೂರ್ವಗಳ ಮತ್ತು ಎರಡು ಪಶ್ಚಿಮಗಳ ⁵ ಪಾಲಕ ಪ್ರಭು ಅವನೇ ಆಗಿರುತ್ತಾನೆ. | رَبُّ الْمَشْرِقَيْنِ وَرَبُّ الْمَغْرِبَيْنِ ۝ |
| 18. ಯಕ್ಷಗಳೇ ಮತ್ತು ಮಾನವರೇ, ನೀವನ್ನು ನಿಮ್ಮ ಪ್ರಭುವಿನ ಯಾವ ಯಾವ ಸಾಮರ್ಥ್ಯಗಳನ್ನು ಸುಳ್ಳಾಗಿಸುವಿರಿ? | فِي آيِ الْآءِ رَبِّكُمْ تَكْذِبُونَ ۝ |
| 19. ಅವನು ಎರಡು ಸಮುದ್ರಗಳನ್ನು ಪರಸ್ಪರ ಒಟ್ಟು ಸೇರಲು ಬಿಟ್ಟನು- | مَرَجَ الْبَحْرَيْنِ يَلْتَقِيَانِ ۝ |
| 20. ಆದರೂ ಅವುಗಳ ನಡುವೆ ಒಂದು ಪರದೆ ಅಡ್ಡವಾಗಿದ್ದು ಅದನ್ನು ಅವು ಮೀರುವುದಿಲ್ಲ. | بَيْنَهُمَا بَرْزَخٌ ۗ لَا يَبْغِيَانِ ۝ |

4. ಮೂಲದಲ್ಲಿ 'ಆಲಾಲ್' ಎಂಬ ಪದ ಪ್ರಯೋಗವಾಗಿದೆ. ಮುಂದಿನ ಸೂಕ್ತಗಳಲ್ಲಿ ಅದನ್ನು ಅನೇಕ ಬಾರಿ ಪುನರಾವರ್ತಿತವಾಗಿದೆ. ಬೇರೆ ಬೇರೆ ಕಡೆಗಳಲ್ಲಿ ನಾವು ಅದನ್ನು ವಿಭಿನ್ನ ಪದಗಳ ಮೂಲಕ ವಿವರಿಸಿದ್ದೇವೆ. ಅದರ ಅರ್ಥ ಅನುಗ್ರಹಗಳಿಂದಾಗಬಹುದು, ನಿಸರ್ಗದ ಚಮತ್ಕಾರಗಳಿಂದಾಗಬಹುದು ಅಥವಾ ಸ್ತುತ್ಯಗುಣಗಳಿಂದೂ ಆಗಬಹುದು. ಹಿನ್ನೆಲೆಗೆ ಅನುಗುಣವಾಗಿ ಪ್ರತಿಯೊಂದು ಸಂದರ್ಭದಲ್ಲೂ ಅದಕ್ಕೆ ಆಯಾ ಅರ್ಥವನ್ನು ಕಲ್ಪಿಸಲಾಗುವುದು.
5. ಎರಡು ಪೂರ್ವ ಮತ್ತು ಎರಡು ಪಶ್ಚಿಮಗಳೆಂದರೆ ಚಳಿಗಾಲದ ಅತ್ಯಂತ ಕನಿಷ್ಠ ಅವಧಿಯ ಹಗಲು ಮತ್ತು ಬೇಸಿಗೆಯ ಅತ್ಯಂತ ಗರಿಷ್ಠ ಅವಧಿಯ ಹಗಲಿನ ಪೂರ್ವ-ಪಶ್ಚಿಮಗಳು ಎಂದೂ ಆಗಬಹುದು. ಹಾಗೆಯೇ ಭೂಮಂಡಲದ ಅರ್ಧಗೋಳದ ಪೂರ್ವ-ಪಶ್ಚಿಮಗಳು ಎಂದೂ ಆಗಬಹುದು.

21. ಯಕ್ಷಗಳೇ ಮತ್ತು ಮಾನವರೇ, ನೀವಿನ್ನು ನಿಮ್ಮ ಪ್ರಭುವಿನ ಮಹಿಮೆಯ ಯಾವ ಯಾವ ಪವಾಡಗಳನ್ನು ಸುಳ್ಳಾಗಿಸುವಿರಿ? ﴿فِي آيِ الْآلِ رَّبِّكُمْ تَكْذِبِينَ﴾
22. ಈ ಸಮುದ್ರಗಳಿಂದ ಮತ್ತು ಮತ್ತು ಹವಳಗಳು ಲಭಿಸುತ್ತವೆ. ﴿يَخْرُجُ مِنْهُمَا اللُّؤْلُؤُ وَالْمَرْجَانُ﴾
23. ಯಕ್ಷಗಳೇ ಮತ್ತು ಮಾನವರೇ, ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಚಮತ್ಕಾರಗಳನ್ನು ಸುಳ್ಳಾಗಿಸುವಿರಿ? ﴿فِي آيِ الْآلِ رَّبِّكُمْ تَكْذِبِينَ﴾
24. ಸಮುದ್ರದಲ್ಲಿ ಪರ್ವತದಂತೆ ಮೇಲೆದ್ದಿರುವ ಹಡಗುಗಳು ಅವನದೇ ಆಗಿವೆ. ﴿وَالْجَوَارِ الْمُنشَآتُ فِي الْبَحْرِ كَالْأَعْلَامِ﴾
25. ಯಕ್ಷಗಳೇ ಮತ್ತು ಮಾನವರೇ, ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಉಪಕಾರಗಳನ್ನು ಸುಳ್ಳಾಗಿಸುವಿರಿ? ﴿فِي آيِ الْآلِ رَّبِّكُمْ تَكْذِبِينَ﴾
26. ಈ ಭೂಮಿಯಲ್ಲಿರುವ ಪ್ರತಿಯೊಂದು ವಸ್ತುವೂ ನಾಶವಾಗಲಿದೆ- ﴿كُلُّ مَنْ عَلَيْهَا فَانٍ﴾
27. ಮತ್ತು ನಿನ್ನ ಪ್ರಭುವಿನ ತೇಜೋಮಯ ಹಾಗೂ ಔದಾರ್ಯ ಪೂರ್ಣ ಅಸ್ತಿತ್ವ ಮಾತ್ರ ಉಳಿಯಲಿದೆ. ﴿وَيَبْقَى وَجْهُ رَبِّكَ ذُو الْجَلَالِ وَالْإِكْرَامِ﴾
28. ಯಕ್ಷಗಳೇ ಮತ್ತು ಮಾನವರೇ, ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಚಮತ್ಕಾರಗಳನ್ನು ಸುಳ್ಳಾಗಿಸುವಿರಿ? ﴿فِي آيِ الْآلِ رَّبِّكُمْ تَكْذِبِينَ﴾
29. ಭೂಮಿ-ಆಕಾಶಗಳಲ್ಲಿ ಇರುವವರೆಲ್ಲರೂ ತಮ್ಮ ಬೇಡಿಕೆಗಳನ್ನು ಅವನಿಂದಲೇ ಬೇಡುತ್ತಾರೆ. ಪ್ರತಿದಿನವೂ ಅವನು ವಿನೂತನ ವೈಭವದಲ್ಲಿರುತ್ತಾನೆ.⁶ ﴿كُلَّ يَوْمٍ هُوَ فِي شَأْنٍ﴾
30. ಯಕ್ಷಗಳೇ ಮತ್ತು ಮಾನವರೇ, ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಸ್ತುತ್ಯ ಗುಣಗಳನ್ನು ಸುಳ್ಳಾಗಿಸುವಿರಿ? ﴿فِي آيِ الْآلِ رَّبِّكُمْ تَكْذِبِينَ﴾
31. ಓ ಭೂಭಾರಗಳೇ!⁷ ಸದ್ಯದಲ್ಲೇ ನಾವು ನಿಮ್ಮ ವಿಚಾರಣೆ ನಡೆಸಲಿಕ್ಕಾಗಿ ಬಿಡುವು ಮಾಡಿಕೊಳ್ಳಲಿದ್ದೇವೆ.⁸ ﴿سَنَفْرُغُ لَكُمْ أَيُّهَ الثَّقَلِينِ﴾

6. ಅರ್ಥಾತ್- ಈ ವಿಶ್ವವ್ಯವಸ್ಥೆಯಲ್ಲಿ ಅವನ ಚಟುವಟಿಕೆಗಳು ಎಡೆಬಿಡದೆ ಚಾರಿಯಲ್ಲಿವೆ. ಹೊಸ ರೂಪ, ವಿನ್ಯಾಸ ಮತ್ತು ವೈಶಿಷ್ಟ್ಯಗಳೊಂದಿಗೆ ಅಸಂಖ್ಯ ವಸ್ತುಗಳನ್ನು ಅವನು ಪ್ರತಿಕ್ಷಣವೂ ಸೃಷ್ಟಿಸುತ್ತಿದ್ದಾನೆ. ಅವನ ವಿಶ್ವ ಎಂದೂ ಒಂದೇ ಸ್ಥಿತಿಯಲ್ಲಿರುವುದಿಲ್ಲ. ಪ್ರತಿಕ್ಷಣವೂ ಅದರ ಪರಿಸ್ಥಿತಿ ಬದಲಾಗುತ್ತಿರುತ್ತದೆ. ಅದರ ಸೃಷ್ಟಿಕರ್ತ ಪ್ರತಿಬಾರಿಯೂ ಅದನ್ನು ಹಿಂದಿನಲ್ಲಾ ವಿನ್ಯಾಸಗಳಿಗಿಂತ ಭಿನ್ನವಾದ ಹೊಸ ರೂಪದೊಂದಿಗೆ ವ್ಯವಸ್ಥೆಗೊಳಿಸುತ್ತಾನೆ.

7. ಮೂಲದಲ್ಲಿ 'ಸಕಲಾನ್' ಎಂಬ ಪದ ಪ್ರಯೋಗವಾಗಿದೆ. 'ಸಕಲ್' ಎಂದು ವಾಹನದ ಮೇಲೆ ಹೊರಿಸಲಾದ ಭಾರಕ್ಕೆ ಹೇಳುತ್ತಾರೆ. 'ಸಕಲಾನ್'ನ ಶಬ್ದಾರ್ಥ 'ಹೇರಲ್ಪಟ್ಟ ಎರಡು ಹೊರೆಗಳು' ಎಂದಾಗುತ್ತದೆ. ಇಲ್ಲಿ ಈ ಪದವನ್ನು ಮಾನವರು ಮತ್ತು ಜಿನ್ನೆಗಳಿಗೆ ಪ್ರಯೋಗಿಸಲಾಗಿದೆ. ಏಕೆಂದರೆ ಇವೆರಡೂ ವರ್ಗಗಳು ಭೂಮಿಯ ಮೇಲೆ ಹೇರಲ್ಪಟ್ಟಿವೆ. ಇಲ್ಲಿ ತಮ್ಮ ಪ್ರಭುವಿನ ಅನುಸರಣೆ ಮತ್ತು ದಾಸ್ಯದಿಂದ ವಿಮುಖರಾದ

32. ನಿಮ್ಮ ಪ್ರಭುವಿನ ಯಾವ ಯಾವ ಉಪಕಾರಗಳನ್ನು ನೀವು ಸುಳ್ಳಾಗಿಸುವಿರಿ.

فَيَأْتِي الْآءِ رِبِّكُمْ تَكْذِبِينَ ﴿٣٢﴾

33. (ಎಂದು ಆಗ ನೋಡಿಕೊಳ್ಳುವೆವು). ಯಕ್ಷ ಮತ್ತು ಮಾನವ ವರ್ಗದವರೇ, ನೀವು ಭೂಮಿ-ಆಕಾಶಗಳ ಸರಹದ್ದುಗಳಿಂದ ಹೊರಗೆ ಓಡಿ ಹೋಗಬಲ್ಲಿದ್ದರೆ ಓಡಿ ನೋಡಿರಿ, ನೀವು ಓಡಲಾರಿರಿ, ಅದಕ್ಕೆ ಪ್ರಚಂಡ ಶಕ್ತಿ ಬೇಕು.'

يَعْتَشِرَ الْجِنَّ وَالْإِنْسَ إِنِ اسْتَطَعْتُمْ
أَنْ تَنْفُذُوا مِنْ أَقْطَارِ السَّمَوَاتِ
وَ الْأَرْضِ فَانْفُذُوا لَا تَنْفُذُونَ
إِلَّا بِسُلْطَانٍ ﴿٣٣﴾

34. ನಿಮ್ಮ ಪ್ರಭುವಿನ ಯಾವ ಯಾವ ಸಾಮರ್ಥ್ಯಗಳನ್ನು ನೀವು ಸುಳ್ಳಾಗಿಸುವಿರಿ?

فَيَأْتِي الْآءِ رِبِّكُمْ تَكْذِبِينَ ﴿٣٤﴾

35. (ಓಡಿ ಹೋಗಲು ಪ್ರಯತ್ನಿಸಿದರೆ) ನಿಮ್ಮ ಮೇಲೆ ಬೆಂಕಿಯ ಜ್ವಾಲೆಯನ್ನೂ ಹೊಗೆಯನ್ನೂ ಬಿಡಲಾಗುವುದು. ನೀವು ಅದನ್ನು ಎದುರಿಸಲಾರಿರಿ.

يُرْسَلُ عَلَيْكُمَا شُوَاظٌ مِّنْ نَّارٍ
وَّ نَحَّاسٌ فَلَا تَنْتَصِرِينَ ﴿٣٥﴾

36. ಯಕ್ಷಗಳೇ ಮತ್ತು ಮಾನವರೇ, ನೀವು ನಿಮ್ಮ ಪ್ರಭುವಿನ ಯಾವ ಯಾವ ಮಹಿಮೆಗಳನ್ನು ನಿರಾಕರಿಸುವಿರಿ?

فَيَأْتِي الْآءِ رِبِّكُمْ تَكْذِبِينَ ﴿٣٦﴾

37. ಆಕಾಶವು ಬಿರಿದಾಗ¹⁰ ಮತ್ತು ಅದು ಕೆಂಪು ಚರ್ಮದಂತಾಗಿ ಮಾರ್ಪಟ್ಟಾಗ (ಅವಸ್ಥೆ ಏನಾದೀತು?)

فَإِذَا انشَقَّتِ السَّمَاءُ فَكَانَتْ
وَ رُدَّةً كَالَّذِي هَانَ ﴿٣٧﴾

38. ಯಕ್ಷಗಳೇ ಮತ್ತು ಮಾನವರೇ (ಆಗ) ನಿಮ್ಮ ಪ್ರಭುವಿನ ಯಾವ ಯಾವ ಮಹಿಮೆಗಳನ್ನು ನೀವು ಸುಳ್ಳಾಗಿಸುವಿರಿ?

فَيَأْتِي الْآءِ رِبِّكُمْ تَكْذِبِينَ ﴿٣٨﴾

ಮಾನವರು ಮತ್ತು ಜಿನ್ನಗಳನ್ನು ಸಂಬೋಧಿಸಲಾಗಿದೆ. ಆದ್ದರಿಂದ ಅವರನ್ನು, "ಓ ಭೂಮಿಗೆ ಹೊರೆಯಾಗಿರುವವರೇ" ಎಂದು ಸಂಬೋಧಿಸಲಾಗಿದೆ. ಈ ಮೂಲಕ ಸೃಷ್ಟಿಕರ್ತನ ಸೃಷ್ಟಿಯ ಈ ಎರಡು ನಿರುಪಯುಕ್ತ ಗುಂಪುಗಳನ್ನು ದ್ವೇಷಿಸಿ ಹೀಗೆನ್ನುತ್ತಿದ್ದಾನೆ, 'ನನ್ನ ಭೂಮಿಗೆ ಭಾರವಾಗಿರುವವರೇ! ಸದ್ಯವೇ ನಾನು ನಿಮ್ಮನ್ನು ವಿಚಾರಿಸಿಕೊಳ್ಳಲು ಬಿಡುವು ಮಾಡಿಕೊಳ್ಳಲಿದ್ದೇನೆ.'

8. ಈ ಆಜ್ಞೋಲ್ತಂಘಕರನ್ನು ವಿಚಾರಣೆ ಮಾಡಲು ಸಮಯ ಸಿಗದಷ್ಟು ಅಲ್ಲಾಹನು ಕಾರ್ಯಮಗ್ನನಾಗಿದ್ದಾನೆ ಎಂದು ಇದರ ಅರ್ಥವಲ್ಲ. ಅಲ್ಲಾಹನು, ವಿಚಾರಣೆಗೆ ನಿರ್ದಿಷ್ಟ ವೇಳೆಯನ್ನು ನಿಶ್ಚಯಿಸಿದ್ದಾನೆ. ಅದರಂತೆ ಮಾನವರು ಮತ್ತು ಜಿನ್ನಗಳ ಅಂತಿಮ ವಿಚಾರಣೆ ನಡೆಸುವ ಕಾಲ ಇನ್ನೂ ಆಸನ್ನವಾಗಿಲ್ಲ ಎಂದು ಇದರ ಅರ್ಥವಾಗಿದೆ.
9. ಭೂಮಿ-ಆಕಾಶಗಳೆಂದರೆ ನಿಸರ್ಗ ಅಥವಾ ಬೇರೆ ಪದಗಳಲ್ಲಿ ಹೇಳುವುದಾದರೆ ದೇವನ ದೇವತ್ವವಾಗಿದೆ. ದೇವನ ಹಿಡಿತದಿಂದ ಮುಕ್ತವಾಗುವುದು ನಿಮ್ಮಿಂದ ಸಾಧ್ಯವಿಲ್ಲವೆಂದು ಈ ಸೂಕ್ತದ ಅರ್ಥವಾಗಿದೆ. ಯಾವ ವಿಚಾರಣೆಯ ಬಗ್ಗೆ ನಿಮ್ಮ ಮುಂದೆ ಪ್ರಸ್ತಾವಿಸಲಾಗುತ್ತಿದೆಯೋ ಅದರ ಸಮಯ ಆಸನ್ನವಾದಾಗ ನೀವು ಯಾವ ಸ್ಥಳದಲ್ಲಿದ್ದರೂ ನಿಮ್ಮನ್ನು ಹಿಡಿಯಲಾಗುವುದು. ಅದರಿಂದ ಮುಕ್ತನಾಗಬೇಕಾದರೆ ನೀವು ದೇವನ ದೇವತ್ವದ ಸೀಮೆಯನ್ನು ಬಿಟ್ಟೋಡಬೇಕಾಗುವುದು. ಆದರೆ ಅದು ನಿಮ್ಮಿಂದ ಸಾಧ್ಯವಿಲ್ಲ. ಅಂತಹ ದುರಹಂಕಾರ ನಿಮ್ಮ ಮನಸ್ಸಿನಲ್ಲಿದ್ದರೆ ನಿಮ್ಮ ಸಾಮರ್ಥ್ಯವನ್ನು ಮೆರೆದು ತೋರಿಸಿ.
10. ಆಕಾಶ ಬಿರಿಯುವುದೆಂದರೆ ನಭೋಮಂಡಲದ ಬಂಧನ ಕಡಿಯಲ್ಪಡುವುದು, ನಿಸರ್ಗ ವ್ಯವಸ್ಥೆ ಅಸ್ತವ್ಯಸ್ತಗೊಳ್ಳುವುದು ಮತ್ತು ಗ್ರಹ-ನಕ್ಷತ್ರಗಳು ಚದುರಿ ಹೋಗುವುದಾಗಿದೆ.

39. ಅಂದು ಯಾವ ಮಾನವನೊಂದಿಗೂ ಯಕ್ಷನೊಂದಿಗೂ ಅವನ ಪಾಪಗಳ ಕುರಿತು ಕೇಳುವ ಅಗತ್ಯ ಇರಲಾರದು.

فَيَوْمَئِذٍ لَا يُسْأَلُ عَنْ ذَنْبِهِ
إِنْسٌ وَلَا جَانٌّ ۝

40. ಆಗ, ನೀವಿಬ್ಬರೂ ನಿಮ್ಮ ಪ್ರಭುವಿನ ಯಾವ ಯಾವ ಉಪಕಾರಗಳನ್ನು ನಿರಾಕರಿಸುತ್ತೀರಿ (ಎಂಬುದನ್ನು ನೋಡಿಕೊಳ್ಳಲಾಗುವುದು).

فِي أَيِّ آيَةٍ رَّبِّكُمْ تَكْفُرُونَ ۝

41. ಅಪರಾಧಿಗಳು ಅಲ್ಲಿ ತಮ್ಮ ಮುಖ ಲಕ್ಷಣಗಳಿಂದಲೇ ಗುರುತಿಸಲ್ಪಡುವರು ಮತ್ತು ಅವರ ಜುಟ್ಟನ್ನೂ ಕಾಲುಗಳನ್ನೂ ಹಿಡಿದು ಅವರನ್ನು ಎಳೆಯಲಾಗುವುದು.

يُعَرَّفُ الْمَجْرُمُونَ بِسِيَاهِهِمْ فَيُؤْخَذُ
بِالنَّوَاصِي وَالْأَقْدَامِ ۝

42. (ಆಗ) ನೀವು ನಿಮ್ಮ ಪ್ರಭುವಿನ ಯಾವ ಯಾವ ಶಕ್ತಿ ಸಾಮರ್ಥ್ಯಗಳನ್ನು ಸುಳ್ಳಾಗಿಸುವಿರಿ?

فِي أَيِّ آيَةٍ رَّبِّكُمْ تَكْفُرُونَ ۝

43. ಅಪರಾಧಿಗಳು ಸುಳ್ಳೆಂದು ನಿರಾಕರಿಸುತ್ತಿದ್ದುದು ಇದೇ ನರಕವನ್ನು (ಎಂದು ಆಗ ಹೇಳಲಾಗುವುದು).

هَذِهِ جَهَنَّمُ الَّتِي يُكَذِّبُ بِهَا الْمُجْرِمُونَ ۝

44. ಅದೇ ನರಕ ಮತ್ತು ಕುದಿಯುತ್ತಿರುವ ನೀರಿನ ನಡುವೆ ಅವರು ಸುತ್ತುತ್ತಿರುವರು.

يُطَوَّفُونَ فِيهَا وَبَيْنَ حَمِيمٍ إِن ۝

45. ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಸಾಮರ್ಥ್ಯಗಳನ್ನು ಸುಳ್ಳಾಗಿಸುವಿರಿ?

فِي أَيِّ آيَةٍ رَّبِّكُمْ تَكْفُرُونَ ۝

46. ತನ್ನ ಪ್ರಭುವಿನ ಸನ್ನಿಧಾನದಲ್ಲಿ ಹಾಜರಾಗುವ ಭಯವಿಟ್ಟು ಕೊಂಡಿರುವ ಪ್ರತಿಯೊಬ್ಬನಿಗೆ¹¹ ಎರಡು ಸ್ವರ್ಗೋದ್ಯಾನಗಳಿವೆ.

وَلَسَنُ حَافٍ مَقَامٍ رَّبٍّ جَنَّاتٍ ۝

47. ನಿಮ್ಮ ಪ್ರಭುವಿನ ಯಾವ ಯಾವ ಪುರಸ್ಕಾರಗಳನ್ನು ನೀವು ಸುಳ್ಳಾಗಿಸುವಿರಿ?

فِي أَيِّ آيَةٍ رَّبِّكُمْ تَكْفُرُونَ ۝

48. ಅವು ಹಚ್ಚಿ ಹಸುರಾದ ಕೊಂಬೆಗಳಿಂದ ತುಂಬಿರುವುವು.

ذَوَاتٍ أَفْئَانٍ ۝

49. ನಿಮ್ಮ ಪ್ರಭುವಿನ ಯಾವ ಯಾವ ಕೊಡುಗೆಗಳನ್ನು ನೀವು ಸುಳ್ಳಾಗಿಸುವಿರಿ?

فِي أَيِّ آيَةٍ رَّبِّكُمْ تَكْفُرُونَ ۝

11. ಅರ್ಥಾತ್- ಲೋಕದಲ್ಲಿ ದೇವಭಯದೊಂದಿಗೆ ಮತ್ತು ಒಂದು ದಿನ ನಾನು ದೇವನ ಮುಂದೆ ಹಾಜರಾಗಿ ಲೆಕ್ಕ ಸಮರ್ಪಣೆ ಮಾಡಬೇಕಾಗಿದೆ ಎಂಬ ಭಾವದೊಂದಿಗೆ ಕಾರ್ಯವೆಸಗಿದವರಿಗೆ.

50. ಎರಡು ಉದ್ಯಾನಗಳಲ್ಲೂ ಎರಡು ಚಿಲುಮೆಗಳು ಹರಿಯುತ್ತಿರುವುವು. فِيهِمَا عَيْنَانِ تَجْرِيانِ ۝
51. ನಿಮ್ಮ ಪ್ರಭುವಿನ ಯಾವ ಯಾವ ಕೊಡುಗೆಗಳನ್ನು ನೀವು ಸುಳ್ಳಾಗಿಸುವಿರಿ? ۞ فَبِأَيِّ آلَاءِ رَبِّكُمَا تُكَذِّبَانِ ۝
52. ಅವೆರಡರಲ್ಲೂ ಪ್ರತಿಯೊಂದು ಫಲದ ಎರಡು ವರ್ಗಗಳಿರುವುವು.¹² فِيهِمَا مِنْ كُلِّ فَاكِهَةٍ رَوْحِنِ ۝
53. ನಿಮ್ಮ ಪ್ರಭುವಿನ ಯಾವ ಯಾವ ಕೊಡುಗೆಗಳನ್ನು ನೀವು ಸುಳ್ಳಾಗಿಸುವಿರಿ? ۞ فَبِأَيِّ آلَاءِ رَبِّكُمَا تُكَذِّبَانِ ۝
54. ಸ್ವರ್ಗದ ನಿವಾಸಿಗಳು ದಪ್ಪಗಿನ ರೇಶ್ಮೆಯ ಒಳ ಕವಚವಿರುವ ಹಾಸುಗಳ ಮೇಲೆ ದಿಂಬಿಗೊರಗಿ ಕುಳಿತಿರುವರು ಮತ್ತು ಉದ್ಯಾನದ ಗೆಲ್ಲುಗಳು ಫಲ ಭಾರದಿಂದ ಬಾಗುತ್ತಿರುವುವು. مُتَّكِنِينَ عَلَى فُرُشٍ بَطَّائِنُهَا مِنْ إِسْتَبْرَقٍ ۖ وَجَنَّاتٍ جَدَّتْ مِنْ دَابِّ ۝
55. ನಿಮ್ಮ ಪ್ರಭುವಿನ ಯಾವ ಯಾವ ಕೊಡುಗೆಗಳನ್ನು ನೀವು ಸುಳ್ಳಾಗಿಸುವಿರಿ? ۞ فَبِأَيِّ آلَاءِ رَبِّكُمَا تُكَذِّبَانِ ۝
56. ಈ ಅನುಗ್ರಹಗಳ ಮಧ್ಯೆ-ಈ ಸ್ವರ್ಗ ನಿವಾಸಿಗಳಿಗಿಂತ ಮುಂಚೆ ಯಾವ ಮಾನವನಾಗಲಿ, ಯಕ್ಷ ಆಗಲಿ ಎಂದೂ ಸೃಷ್ಟಿಸಿದ ದಂತಹ¹³ ಲಜ್ಜಾಪೂರ್ಣ ನಯನೆಯಿರುವರು.¹⁴ فِيهِنَّ قَصْرَاتٌ الظَّرِفُ لَمْ يَطْمِثْنِ ۝
إِسْ قَبْلَهُمْ وَلَا جَانٌ ۝


12. ಇದರ ಒಂದರ್ಥ - ಎರಡೂ ತೋಟಗಳ ಫಲಗಳು ವಿಶಿಷ್ಟ ಬಗೆಯದಾಗಿರುವುದು. ಒಂದು ತೋಟದಲ್ಲಿ ತನ್ನದೇ ಆದ ವೈಶಿಷ್ಟ್ಯಗಳುಳ್ಳ ಫಲಗಳು ರೆಂಬೆಯಲ್ಲಿ ಜೋತು ಬಿದ್ದಿದ್ದರೆ ಮತ್ತೊಂದು ತೋಟದಲ್ಲಿ ಬೇರೆಯೇ ವೈಶಿಷ್ಟ್ಯಗಳನ್ನು ಹೊಂದಿರುವ ಫಲಗಳಿರುವುವು ಎಂದಾಗಬಹುದು. ಇನ್ನೊಂದರ್ಥ - ಆ ತೋಟದಲ್ಲಿರುವ ಒಂದು ವಿಧದ ಹಣ್ಣುಗಳು ಚಿರಪರಿಚಿತವಾಗಿರುವುವು. ಲೋಕದಲ್ಲೂ ಅವನು ಅದನ್ನು ಅರಿತಿದ್ದನು. ರುಚಿಯಲ್ಲಿ ಅದು ಲೋಕದ ಹಣ್ಣುಗಳಿಗಿಂತ ಎಷ್ಟೇ ಉತ್ತಮವಾಗಿದ್ದರೂ ಸರಿ. ಇನ್ನೊಂದು ವಿಧದ ಹಣ್ಣುಗಳು ಲೋಕದಲ್ಲೆಂದೂ ಯಾರೂ ಕನಸು-ಮನಸಿನಲ್ಲೂ ಕಲ್ಪಿಸಿರದ ಅಪೂರ್ವ ಫಲಗಳಾಗಿರುವುವು ಎಂದಾಗಬಹುದು.
13. ಸಚ್ಚರಿತ ಮನುಷ್ಯರಂತೆ ಸಚ್ಚರಿತ ಜಿನ್ನಾಗಳೂ ಸ್ವರ್ಗ ಪ್ರವೇಶಿಸುವರೆಂದು ಇದರಿಂದ ತಿಳಿದು ಬರುತ್ತದೆ. ಅಲ್ಲಿ ಮಾನವರಿಗೆ ಮಾನವ ಸ್ತ್ರೀಯರಿದ್ದರೆ ಜಿನ್ನಾಗಳಿಗೆ ಜಿನ್ನ ಸ್ತ್ರೀಯರಿರುವರು. ದೇವನ ಲೀಲೆಯಿಂದ ಅವರನ್ನೆಲ್ಲಾ ಕನ್ನೆಯರನ್ನಾಗಿ ಮಾಡಲಾಗುವುದು.
14. ಇದು ಮಹಿಳೆಯ ನೈಜ ವಿಶೇಷತೆಯಾಗಿದೆ. ಆಕೆ ನಿರ್ಲಜ್ಜೆ ಮತ್ತು ನಿರ್ಭೀಡೆಯ ಸ್ವಭಾವದ ಬದಲು ಲಜ್ಜಾಪೂರ್ವಕ ದೃಷ್ಟಿ ಹೊಂದಿರಬೇಕು. ಆದ್ದರಿಂದಲೇ ಅಲ್ಲಾಹನು ಸ್ವರ್ಗದ ಅನುಗ್ರಹಗಳ ನಡುವೆ ಸ್ತ್ರೀಯರ ಬಗ್ಗೆ ಪ್ರಸ್ತಾಪಿಸುತ್ತಾ ಅವರ ಸೌಂದರ್ಯವನ್ನೆಲ್ಲ ಬದಲಾಗಿ ಲಜ್ಜೆ ಮತ್ತು ಪಾವಿತ್ರವನ್ನು ಶ್ಲಾಘಿಸಿದ್ದಾನೆ. ಸ್ತ್ರೀ-ಪುರುಷರ ಸಮಿಶ್ರ ಕೂಟ ಮತ್ತು ಸಿನಿಮಾಲಯಗಳಲ್ಲೂ ಸುಂದರಿಯರಾದ ಸ್ತ್ರೀಯರೂ ಜಮಾಯಿಸುತ್ತಾರೆ. ಸೌಂದರ್ಯ ಸ್ಪರ್ಧೆಗಳಲ್ಲಂತೂ ಬಹಳ ಸೂಕ್ಷ್ಮವಾಗಿ ಆರಿಸಿ ಒಂದೊಂದೇ ಸುಂದರಿಯರನ್ನು ತರಲಾಗುತ್ತದೆ. ಆದರೆ ಕೀಳುಬಿರುಚಿ ಮತ್ತು ಕೆಟ್ಟ ಪ್ರವೃತ್ತಿ ಇರುವ ಜನರು ಮಾತ್ರ ಅವರ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳುತ್ತಾರೆ. ಕೆಟ್ಟ ದೃಷ್ಟಿ ಬೀರುವ ಪ್ರತಿಯೊಬ್ಬನ ದೃಷ್ಟಿಯನ್ನೂ ಸೆಳೆಯುವ ಮತ್ತು ಪ್ರತಿಯೊಬ್ಬನ ಬಾಹುಗಳಿಗೂ ಒಲಿಯಲು ಸಿದ್ಧವಿರುವ ಸೌಂದರ್ಯ ಯಾವ ಸಭ್ಯ ವ್ಯಕ್ತಿಯನ್ನೂ ತನ್ನತ್ತ ಸೆಳೆಯಲಾರದು.

57. ನಿಮ್ಮ ಪ್ರಭುವಿನ ಯಾವ ಯಾವ ಪುರಸ್ಕಾರಗಳನ್ನು ನೀವು ಸುಳ್ಳಾಗಿಸುವಿರಿ? فِي آيِ الْآءِ رَبِّكُمْ تَكْذِبِينَ ۝٥٧
58. ವಜ್ರ ಮತ್ತು ಮುತ್ತುಗಳಂತೆ ಸೌಂದರ್ಯವುಳ್ಳವರು. كَأَثَرِ الْمَرْجَانِ وَالْيَاقُوتِ ۝٥٨
59. ನಿಮ್ಮ ಪ್ರಭುವಿನ ಯಾವ ಯಾವ ಕೊಡುಗೆಗಳನ್ನು ನೀವು ಸುಳ್ಳಾಗಿಸುವಿರಿ? فِي آيِ الْآءِ رَبِّكُمْ تَكْذِبِينَ ۝٥٩
60. ಒಳಿತಿನ ಪ್ರತಿಫಲ ಒಳಿತಲ್ಲದೆ ಇನ್ನೇನು? هَلْ جَزَاءُ الْإِحْسَانِ إِلَّا الْإِحْسَانُ ۝٦٠
61. ಯಕ್ಷಗಳೇ ಮತ್ತು ಮಾನವರೇ, ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಸ್ತುತ್ಯ ಗುಣಗಳನ್ನು ಸುಳ್ಳಾಗಿಸುವಿರಿ. فِي آيِ الْآءِ رَبِّكُمْ تَكْذِبِينَ ۝٦١
62. ಈ ಎರಡು ಉದ್ಯಾನಗಳಲ್ಲದೆ ಇನ್ನೂ ಎರಡು ಉದ್ಯಾನಗಳಿರುವುವು.¹⁵ وَمِنْ دُونِهِمَا جَنَّاتٌ ۝٦٢
63. ನಿಮ್ಮ ಪ್ರಭುವಿನ ಯಾವ ಯಾವ ಕೊಡುಗೆಗಳನ್ನು ನೀವು ಸುಳ್ಳಾಗಿಸುವಿರಿ? فِي آيِ الْآءِ رَبِّكُمْ تَكْذِبِينَ ۝٦٣
64. ದಟ್ಟವಾದ ಸಂಪನ್ನ ಹಸಿರು ಉದ್ಯಾನಗಳು. مُدْهَامَاتٍ ۝٦٤
65. ನಿಮ್ಮ ಪ್ರಭುವಿನ ಯಾವ ಯಾವ ಕೊಡುಗೆಗಳನ್ನು ನೀವು ಸುಳ್ಳಾಗಿಸುವಿರಿ? فِي آيِ الْآءِ رَبِّكُمْ تَكْذِبِينَ ۝٦٥
66. ಎರಡೂ ಉದ್ಯಾನಗಳಲ್ಲಿ ಎರಡು ಚಿಲುಮೆಗಳು ಕಾರಂಜಿಗಳಂತೆ ಉಕ್ಕುತ್ತಿರುವುವು. فِيهِمَا عَيْنَانِ نَضَّاخَتِنِ ۝٦٦
67. ನಿಮ್ಮ ಪ್ರಭುವಿನ ಯಾವ ಯಾವ ಕೊಡುಗೆಗಳನ್ನು ನೀವು ಸುಳ್ಳಾಗಿಸುವಿರಿ? فِي آيِ الْآءِ رَبِّكُمْ تَكْذِبِينَ ۝٦٧
68. ಅವೆರಡರಲ್ಲೂ ಧಾರಾಳ ಫಲಗಳೂ ಖರ್ಜೂರಗಳೂ ದಾಳಿಂಬೆಗಳೂ ಇರುವುವು. فِيهِمَا فَاكِهَةٌ وَنَخْلٌ وَرُمَّانٌ ۝٦٨
69. ನಿಮ್ಮ ಪ್ರಭುವಿನ ಯಾವ ಯಾವ ಕೊಡುಗೆಗಳನ್ನು ನೀವು ಸುಳ್ಳಾಗಿಸುವಿರಿ? فِي آيِ الْآءِ رَبِّكُمْ تَكْذِبِينَ ۝٦٩

15. ಪ್ರಾಯಶಃ ಎರಡು ಉದ್ಯಾನಗಳು ತಂಗಲಿಕ್ಕಾಗಿ, ಮತ್ತೆರಡು ಉದ್ಯಾನಗಳು ವಿಹಾರಕ್ಕಾಗಿ ಇರುವುವು.

70. ಈ ಅನುಗ್ರಹಗಳ ನಡುವೆ ಸುಶೀಲೆಯರೂ ಸುಂದರಿಯರೂ ಆದ ಪತ್ನಿಯರಿದ್ದಾರೆ. فِيهِنَّ خَيْرٌ حَسَانٌ ۝
71. ನಿಮ್ಮ ಪ್ರಭುವಿನ ಯಾವ ಯಾವ ಕೊಡುಗೆಗಳನ್ನು ನೀವು ಸುಳ್ಳಾಗಿಸುವಿರಿ? فِي آيِ الْآءِ رَبِّكُمْ تَكْذِبُونَ ۝
72. ಡೇರೆಗಳಲ್ಲಿ ತಂಗಿಸಲಾಗಿರುವ ಅಪ್ಪರೆಯಿರುವರು.¹⁶ حُورٌ مَّقْصُورَاتٌ فِي الْخِيَامِ ۝
73. ನಿಮ್ಮ ಪ್ರಭುವಿನ ಯಾವ ಯಾವ ಕೊಡುಗೆಗಳನ್ನು ನೀವು ಸುಳ್ಳಾಗಿಸುವಿರಿ? فِي آيِ الْآءِ رَبِّكُمْ تَكْذِبُونَ ۝
74. ಈ ಸ್ವರ್ಗವಾಸಿಗಳಿಗಿಂತ ಮುಂಚೆ ಯಾವ ಮಾನವನಾಗಲಿ, ಯಕ್ಷ ಆಗಲಿ ಅವರನ್ನು ಎಂದೂ ಸ್ಪರ್ಶಿಸಿರಲಾರರು. لَمْ يَطْمِئِنُّنَّ إِنْسٌ قَبْلَهُمْ وَلَا جَانٌ ۝
75. ನಿಮ್ಮ ಪ್ರಭುವಿನ ಯಾವ ಯಾವ ಕೊಡುಗೆಗಳನ್ನು ನೀವು ಸುಳ್ಳಾಗಿಸುವಿರಿ? فِي آيِ الْآءِ رَبِّكُمْ تَكْذِبُونَ ۝
76. ಆ ಸ್ವರ್ಗವಾಸಿಗಳು ಹಸಿರು ರತ್ನಗಂಬಳಗಳ ಹಾಗೂ ನುಣುಪಾದ ಅಮೂಲ್ಯ ಹಾಸುಗಳ ಮೇಲೆ ದಿಂಬಿಗೊರಗಿ ಕುಳಿತಿರುವರು. مُتَّكِنِينَ عَلَى رَفْرَفٍ خُضِرٍ وَ عَبَقَرِيِّ حَسَانٍ ۝
77. ನಿಮ್ಮ ಪ್ರಭುವಿನ ಯಾವ ಯಾವ ಕೊಡುಗೆಗಳನ್ನು ನೀವು ಸುಳ್ಳಾಗಿಸುವಿರಿ? فِي آيِ الْآءِ رَبِّكُمْ تَكْذِبُونَ ۝
78. ತೇಜೋಮಯನೂ ಔದಾರ್ಯಪೂರ್ಣನೂ ಆಗಿರುವ ನಿನ್ನ ಪ್ರಭುವಿನ ನಾಮವು ಮಂಗಳಮಯವಾಗಿದೆ. تَبْرَكَ اسْمُ رَبِّكَ ذِي الْجَلَلِ وَالْإِكْرَامِ ۝

16. ಡೇರೆಗಳೆಂದರೆ ಪ್ರಾಯಶಃ ವಿಹಾರ ಸ್ಥಳದಲ್ಲಿ ನಾಯಕರಿಗೆ ಮತ್ತು ಶ್ರೀಮಂತರಿಗೆ ಹಾಕಲಾಗುವಂತಹ ಡೇರೆಗಳಾಗಿರಬಹುದು. ಆ ವಿಹಾರ ಸ್ಥಳದಲ್ಲಿ ಅಲ್ಲಲ್ಲಿ ಡೇರೆಗಳಿರುವುದು ಮತ್ತು ಹೂರ್‌ಗಳು (ನಾಕ ಕನ್ನೆಯರು) ಅವರಿಗೆ ಸುಖ-ಸಂತೋಷದ ಸಾಧನಗಳನ್ನು ಒದಗಿಸುವರು.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಸಂಭವಿಸಲಿರುವ ಆ ಘಟನೆ ಸಂಭವಿಸಿದಾಗ-
2. ಅದರ ಸಂಭವವನ್ನು ಸುಳ್ಳಾಗಿಸುವವನಾರೂ ಇರಲಾರನು.
3. ಅದು ಬುಡಮೇಲುಗೊಳಿಸಿ ಬಿಡುವಂತಹ ವಿಪತ್ತಾಗಿರುವುದು-
4. ಆಗ ಭೂಮಿಯು ಹಠಾತ್ತನೆ ನಡುಗಿಸಲ್ಪಡುವುದು¹-
5. ಮತ್ತು ಪರ್ವತಗಳನ್ನು ಚೂರುಚೂರು ಮಾಡಿಬಿಡಲಾಗುವುದು.
6. ಅವು ಹಬ್ಬಿದ ಧೂಳಾಗಿ ಬಿಡುವುವು.
7. ಆಗ ನೀವು ಮೂರು ಗುಂಪುಗಳಾಗಿ ವಿಂಗಡಿಸಲ್ಪಡುವಿರಿ.
8. ಬಲಗಡೆಯವರು. ಬಲಗಡೆಯವರ (ಸೌಭಾಗ್ಯದ) ಕುರಿತು ಹೇಳುವುದೇನು!
9. ಮತ್ತು ಎಡಗಡೆಯವರು- ಎಡಗಡೆಯವರ (ದುರದೃಷ್ಟದ) ಕುರಿತು ವರ್ಣಿಸುವುದೇನು!
10. ಅಗ್ರಗಣ್ಯರಂತು ಅಗ್ರಗಣ್ಯರೇ ಆಗಿರುತ್ತಾರೆ.
11. ನಿಕಟವರ್ತಿಗಳು ಅವರೇ ತಾನೆ.
12. ಸಂಪತ್ತಮೃದ್ಧ ಸ್ವರ್ಗೋದ್ಯಾನಗಳಲ್ಲಿ ವಾಸಿಸುವರು.



بِسْمِ اللَّهِ الرَّحْمَنِ الرَّحِيمِ
 إِذَا وَقَعَتِ الْوَاقِعَةُ ۝
 لَيْسَ لَوْقَعَتِهَا كَاذِبَةٌ ۝
 خَافِضَةٌ سَرِيفَةٌ ۝
 إِذَا رُجَّتِ الْأَرْضُ رَجًا ۝
 وَبُسَّتِ الْجِبَالُ بَسًّا ۝
 فَكَانَتْ هَبَاءً مُتْبِتًا ۝
 وَكُنتُمْ أَزْوَاجًا ثَلَاثَةً ۝
 فَأَصْحَابُ الْمَيْمَنَةِ مَا أَصْحَابُ
 الْمَيْمَنَةِ ۝
 وَأَصْحَابُ الْمَشْأَمَةِ مَا أَصْحَابُ
 الْمَشْأَمَةِ ۝
 وَالسَّيْفُونا السَّيْفُونَ ۝
 وَأُولَئِكَ الْمُقَرَّبُونَ ۝
 فِي جَنَّاتِ النَّعِيمِ ۝

1. ಅರ್ಥಾತ್- ಅದೊಂದು ಪ್ರಾದೇಶಿಕ ಭೂಕಂಪವಾಗಿರಲಾರದು. ಬದಲಾಗಿ, ಸಮಸ್ತ ಭೂಮಿಯನ್ನು ಏಕಕಾಲಕ್ಕೆ ಕಂಪಿಸಲಾಗುವುದು.

13. ಹಿಂದಿನವರಲ್ಲಿ ಅನೇಕರಿರುವರು-
 14. ಮುಂದಿನವರಲ್ಲಿ ಕಡಿಮೆ ಇರುವರು.
 15. ರತ್ನಖಚಿತ ಪೀಠಗಳ ಮೇಲೆ-
 16. ದಿಂಬುಗಳಿಗೆ ಒರಗಿ ಎದುರುಬದುರಾಗಿ ಕುಳಿತುಕೊಳ್ಳುವರು-
 17. ಅವರ ಕೂಟಗಳಲ್ಲಿ ಚಿರಬಾಲಕರು ಓಡಾಡುತ್ತಿರುವರು-
 18. ಸುರಾಭರಿತ ಲೋಟೆಗಳನ್ನು, ಹೂಚೆಗಳನ್ನು ಮತ್ತು ಪಾನಪಾತ್ರೆಗಳನ್ನೆತ್ತಿಕೊಂಡು.
 19. ಅದನ್ನು ಕುಡಿದಾಗ ಅವರ ತಲೆ ತಿರುಗಲಾರದು ಮತ್ತು ಅವರ ಬುದ್ಧಿಯೂ ಮಂಕಾಗಲಾರದು-
 20. ಆ ಬಾಲಕರು ಅವರ ಮುಂದೆ ತರತರದ ಹಣ್ಣುಹಂಪಲುಗಳನ್ನು -ಅವರಿಗೆ ಇಷ್ಟವಿದ್ದುದನ್ನು ಆಯ್ದುಕೊಳ್ಳಲಿಕ್ಕಾಗಿ- ತಂದಿರುವರು-
 21. ಅವರು ತಮಗೆ ಇಷ್ಟ ಬಂದುದನ್ನು ಉಪಯೋಗಿಸಿಕೊಳ್ಳುವಂತೆ ಪಕ್ಷಿಗಳ ಮಾಂಸವನ್ನು ಮುಂದಿರಿಸಲಾಗುವುದು.
 22. ಅವರಿಗಾಗಿ ಸುಂದರ ನಯನೆಯರಾದ ಅಪ್ಸರೆಯಿರುವರು-
 23. ಅವರು ಬಚ್ಚಿಡಲಾದ ಮುತ್ತುಗಳೋ ಎಂಬಂತೆ ಸುಂದರಿಯಾಗಿರುವರು.
 24. ಇವೆಲ್ಲ ಅವರು ಭೂಲೋಕದಲ್ಲಿ ಮಾಡುತ್ತಿದ್ದ ಸತ್ಕರ್ಮಗಳ ಪ್ರತಿಫಲದ ರೂಪದಲ್ಲಿ ಅವರಿಗೆ ಸಿಗುವುದು.
 25. ಅಲ್ಲಿ ಅವರು ಯಾವುದೇ ನಿರರ್ಥಕ ಅಥವಾ ಪಾಪದ ಮಾತನ್ನು ಕೇಳಲಾರರು.
 26. ಪ್ರತಿಯೊಂದು ಮಾತೂ ಸರಿಯಾದ ಮಾತೇ ಆಗಿರುವುದು.
 27. ಇನ್ನು ಬಲಗಡೆಯವರು, ಬಲಗಡೆಯವರ (ಸೌಭಾಗ್ಯದ) ಕುರಿತು ಹೇಳುವುದೇನು!
- كُلُّهُ مِنَ الْاَوَّلِينَ ﴿١٣﴾
 وَقَلِيلٌ مِّنَ الْاٰخِرِيْنَ ﴿١٤﴾
 عَلٰى سُرُرٍ مَّوْضُوْنَةٍ ﴿١٥﴾
 مُتَّكِيْنَ عَلَيْهَا مُتَقَابِلِيْنَ ﴿١٦﴾
 يَطُوْنُ عَلَيْهِمْ وِلْدَانٌ مُّخَلَّدُوْنَ ﴿١٧﴾
 بَاكُوَابٍ وَّ اَبَارِيْقٍ ۗ وَكَاۡسٍ
 مِّنْ مَّعِيْنٍ ﴿١٨﴾
 لَا يُصَدَّعُوْنَ عَنْهَا وَا لَا يُنْفَوْنَ ﴿١٩﴾
 وَفَاكِهَةٍ مِّمَّا يَتَخَيَّرُوْنَ ﴿٢٠﴾
 وَلَحْمِ طَيْرٍ مِّمَّا يَشْتَهُوْنَ ﴿٢١﴾
 وَحُوْرٍ عِيْنٍ ﴿٢٢﴾
 كَاْمَثَالِ اللُّوْلُؤِ الْمَكْنُوْنِ ﴿٢٣﴾
 جَزَآءٍۭ بِمَا كَانُوْا يَعْمَلُوْنَ ﴿٢٤﴾
 لَا يَسْمَعُوْنَ فِيْهَا لَغْوًا وَّ لَا تَأْتِيْهِمْ ﴿٢٥﴾
 اِلَّا قِيْلًا سَلَامًا سَلَامًا ﴿٢٦﴾
 وَاَصْحٰبُ الْيَمِيْنِ ۗ مَا اَصْحٰبُ
 الْيَمِيْنِ ﴿٢٧﴾

2. ಅರ್ಥಾತ್- ಶಾಶ್ವತವಾಗಿ ಬಾಲಕರಾಗಿಯೇ ಇರುವವರು. ಅವರ ಪ್ರಾಯ ಸದಾ ಒಂದೇ ತೆರನಾಗಿರುವುದು.

28. ಅವರು ಮುಳ್ಳಿಲ್ಲದ ಬುಗರಿಗಳು,³ فِي سِدْرٍ مَّخْضُودٍ ﴿٣٨﴾
29. ಒಂದರ ಮೇಲೊಂದರಂತೆ ಪದರಗಳಾಗಿರುವ ಬಾಳೆಹಣ್ಣುಗಳು, وَ طَلْحٍ مَّنْضُودٍ ﴿٣٩﴾
30. ಬಹುದೂರದ ವರೆಗೆ ಹಬ್ಬಿರುವ ನೆರಳು, وَ ظِلِّ مَمْدُودٍ ﴿٤٠﴾
31. ಸದಾ ಹರಿಯುತ್ತಲೇ ಇರುವ ನೀರು- وَ مَاءٍ مَّسْكُوبٍ ﴿٤١﴾
- 32-33. ಮತ್ತು ಎಂದೂ ಮುಗಿದು ಹೋಗದ ಹಾಗೂ ಅಡೆ ತಡೆಯಿಲ್ಲದೆ ಧಾರಾಳವಾಗಿ ಸಿಗುತ್ತಿರುವ ಹಣ್ಣು ಹಂಪಲುಗಳ ನಡುವೆ- وَ قَاكِهِةٍ كَثِيرَةٍ ﴿٤٢﴾
لَا مَقْطُوعَةٍ وَ لَا مَمْنُوعَةٍ ﴿٤٣﴾
34. ಉನ್ನತ ಪೀಠಗಳಲ್ಲಿರುವರು. وَ فُرُشٍ مَّرْفُوعَةٍ ﴿٤٤﴾
35. ನಾವು ಅವರ ಪತ್ನಿಯರನ್ನು ವಿಶಿಷ್ಟ ರೀತಿಯಲ್ಲಿ ಹೊಸತಾಗಿ ಸೃಷ್ಟಿಸುವೆವು- اِنَّا اَنْشَأْنَهُنَّ اِنْشَاءً ﴿٤٥﴾
36. ಮತ್ತು ಅವರನ್ನು ಕನ್ಯೆಯನ್ನಾಗಿ ಮಾಡುವೆವು- فَجَعَلْنَهُنَّ اَبْكَارًا ﴿٤٦﴾
37. ಅವರು ತಮ್ಮ ಪತ್ನಿಯನ್ನು ಪ್ರೀತಿಸುವವರು ಮತ್ತು ಸಮಾನ ವಯಸ್ಕರಾಗಿರುವರು- عُرَبًا اَشْرَابًا ﴿٤٧﴾
38. ಇವೆಲ್ಲ ಬಲಗಡೆಯವರಿಗಾಗಿ. لِاَصْحَابِ الْيَمِينِ ﴿٤٨﴾
39. ಅವರು ಹಿಂದಿನವರಲ್ಲೂ ಅನೇಕಿರುವರು- تِلْكَ مِنْ الْاَوَّلِينَ ﴿٤٩﴾
40. ಮತ್ತು ಮುಂದಿನವರಲ್ಲೂ ಅನೇಕಿರುವರು. وَ تِلْكَ مِنَ الْاٰخِرِينَ ﴿٥٠﴾
41. ಇನ್ನು ಎಡಗಡೆಯವರು. ಎಡಗಡೆಯವರ (ದೌರ್ಭಾಗ್ಯದ) ಕುರಿತು ಹೇಳುವುದೇನು! وَ اَصْحَابُ الشِّمَالِ ؕ مَا اَصْحَابُ الشِّمَالِ ﴿٥١﴾
42. ಅವರು ಸುಡುಗಳಿಯ ಉರಿಯಲ್ಲೂ ಕುದಿಯುತ್ತಿರುವ ನೀರಲ್ಲೂ- فِي سَمُوْمٍ وَ حَمِيْمٍ ﴿٥٢﴾

3. ಅರ್ಥಾತ್- ಮುಳ್ಳುಗಳಿಲ್ಲದ ಮರದ ಬೋರೆ ಹಣ್ಣುಗಳು. ಬೋರೆ ಹಣ್ಣುಗಳು ಎಷ್ಟು ಉತ್ತಮವಾಗಿರುತ್ತವೋ ಅಷ್ಟೇ ಅವುಗಳ ಮರದಲ್ಲಿ ಮುಳ್ಳುಗಳು ಕಡಿಮೆಯಿರುತ್ತವೆ. ಆದ್ದರಿಂದಲೇ ಸ್ವರ್ಗದ ಬುಗರಿಗಳನ್ನು ಪರಿಚಯಿಸುತ್ತಾ ಅದರ ಮರದಲ್ಲಿ ಮುಳ್ಳುಗಳೇ ಇರುವುದಿಲ್ಲ ಎಂದು ಹೇಳಲಾಗಿದೆ. ಅರ್ಥಾತ್ ಅವು ಲೋಕದಲ್ಲಿ ಲಭ್ಯವಿಲ್ಲದಂತಹ ಅತ್ಯುತ್ತಮ ಗುಣಮಟ್ಟದ್ದಾಗಿರುವವು.

43. ಕಪ್ಪುಹೊಗೆಯ ನೆರಳಲ್ಲೂ ಇರುವರು- وَزَيْلٍ مِّنْ يَّحْمُرِهِ ۝٤٣
44. ಅದು ತಂಪೂ ಆಗಿರದು, ಸುಖದಾಯಕವೂ ಆಗಿರದು. لَّا بَارِدٌ وَلَا كَرِيمٌ ۝٤٤
45. ಇವರು ಈ ಗತಿಗೆ ಬರುವುದಕ್ಕೆ ಮುಂಚೆ ಸುಸ್ಥಿತಿಯಲ್ಲಿದ್ದರು- إِنَّهُمْ كَانُوا قَبْلَ ذَلِكَ مُتْرَفِينَ ۝٤٥
46. ಮತ್ತು ಮಹಾಪಾತಕಗಳಿಗೇ ಅಂಟಿಕೊಂಡಿದ್ದರು. وَكَانُوا يُصْرُونَ عَلَى الْجَنَّةِ الْعَظِيمِ ۝٤٦
47. ಅವರು ಹೇಳುತ್ತಿದ್ದರು, "ನಾವು ಸತ್ತು ಮಣ್ಣಾಗಿ ಹೋದಾಗ ಮತ್ತು ಎಲುವುಗೂಡುಗಳಾಗಿ ಬಿಟ್ಟಾಗ ಪುನಃ ಎಬ್ಬಿಸಿ ನಿಲ್ಲಿಸಲ್ಪಡುವೆವೇ? وَكَانُوا يَقُولُونَ أَإِذَا مِتْنَا وَكُنَّا تُرَابًا وَعِظَامًا أَإِنَّا لَمَبْعُوثُونَ ۝٤٧
48. ನಮಗಿಂತ ಮುಂಚೆ ಗತಿಸಿರುವ ನಮ್ಮ ಪೂರ್ವಜರೂ ಎಬ್ಬಿಸಲ್ಪಡುವರೇ?" أَوْ آبَاؤُنَا الْأَوَّلُونَ ۝٤٨
49. ಸಂದೇಶವಾಹಕರೇ, ಇವರೊಡನೆ ಹೇಳಿರಿ- ನಿಶ್ಚಯವಾಗಿಯೂ ಹಿಂದಿನವರೂ ಮುಂದಿನವರೂ- قُلْ إِنَّ الْأَوَّلِينَ وَالْآخِرِينَ ۝٤٩
50. ಎಲ್ಲರೂ ಒಂದು ದಿನ ಒಟ್ಟುಗೂಡಿಸಲ್ಪಡುವರು. ಅದರ ಸಮಯ ನಿಶ್ಚಿತವಾಗಿದೆ. لَمَجْمُوعُونَ إِلَىٰ مِيقَاتِ يَوْمٍ مَّعْلُومٍ ۝٥٠
51. ಓ ಪಥಭ್ರಷ್ಟರೇ ಮತ್ತು ಸುಳ್ಳಾಗಿಸುವವರೇ! ನೀವು تَمَرَّ إِنَّكُمْ أَهْلُهَا الضَّالُّونَ الْمُكذَّبُونَ ۝٥١
52. 'ಝುಕ್ರೂಮ್' ವೃಕ್ಷದ ಆಹಾರವನ್ನು ತಿನ್ನಲಿರುವಿರಿ- لَا تَكُونُونَ مِنْ شَجَرٍ مِّنْ زُقُومٍ ۝٥٢
53. ಅದರಿಂದಲೇ ನೀವು ಹೊಟ್ಟೆ ತುಂಬುವಿರಿ- فَمَا تَكُونُونَ مِنْهَا الْبُطُونَ ۝٥٣
54. ಮತ್ತು ಅದರ ಮೇಲೆ ಕುದಿಯುವ ನೀರನ್ನು ಕುಡಿಯುವಿರಿ. فَشَرِبُونَ عَلَيْهِ مِنَ الْحَمِيمِ ۝٥٤
55. ಬಾಯಾರಿಕೆಯಿಂದ ಬೆಂಡಾದ ಒಂಟೆಯು ಕುಡಿಯುವಂತೆ. فَشَرِبُونَ شُرْبَ الْهَيْمِ ۝٥٥
56. ಇದುವೇ (ಈ ಎಡಭಾಗದವರಿಗೆ) ಪ್ರತಿಫಲದ ದಿನ ಸಿಗಲಿರುವ ಆತಿಥ್ಯ. هَذَا نُزْلُهُمْ يَوْمَ الرِّينِ ۝٥٦
57. ನಾವು ನಿಮ್ಮನ್ನು ಸೃಷ್ಟಿಸಿದೆವು. ಆದರೂ ನೀವು ದೃಢೀ ಕರಿಸುವುದಿಲ್ಲವೇಕೆ? نَحْنُ خَلَقْنَاكُمْ فَلَوْلَا تُصَدِّقُونَ ۝٥٧

4. ಅರ್ಥಾತ್- ನಾವೇ ನಿಮ್ಮ ಪ್ರಭುವೂ ಆರಾಧ್ಯರೂ ಆಗಿದ್ದೇವೆ ಮತ್ತು ನಾವು ನಿಮ್ಮನ್ನು ಮತ್ತೊಮ್ಮೆ ಸೃಷ್ಟಿಸಬಲ್ಲೆವು ಎಂದು ನೀವೇಕೆ ದೃಢೀಕರಿಸುವುದಿಲ್ಲ.

58. ನೀವು ಸುರಿಸುವ ವೀರ್ಯದ ಕುರಿತು ನೀವೆಂದಾದರೂ ವಿವೇಚಿಸಿರುವಿರಾ?

أَفَرَأَيْتُمْ مَا تُمْنُونَ ﴿٥٨﴾

59. ಅದರಿಂದ ಶಿಶುವನ್ನು ಉಂಟು ಮಾಡುವವರು ನೀವೋ ಅಥವಾ ಅದನ್ನುಂಟುಮಾಡುವವರು ನಾವೋ?

ءَأَنْتُمْ تَخْلُقُونَهُ أَمْ نَحْنُ الْخَالِقُونَ ﴿٥٩﴾

60-61. ನಾವು ನಿಮ್ಮೊಳಗೆ ಮರಣವನ್ನು ಹಂಚಿರುತ್ತೇವೆ. ನಿಮ್ಮ ರೂಪಗಳನ್ನು ಬದಲಾಯಿಸಿ ಬಿಡಲಿಕ್ಕೂ ನಿಮಗೆ ತಿಳಿದಿರದ ಯಾವುದಾದರೂ ರೂಪದಲ್ಲಿ ನಿಮ್ಮನ್ನು ಸೃಷ್ಟಿಸಲಿಕ್ಕೂ ನಾವು ಅಶಕ್ತರಲ್ಲ.

نَحْنُ قَدْ رَمَيْنَا بَيْنَكُمْ الْمَوْتِ وَمَا نَحْنُ بِمَسْبُوقِينَ ﴿٦٠﴾
عَلَىٰ أَنْ تُبَدِّلَ أَمْثَالَكُمْ وَتُنشِئَكُمْ فِي مَا لَا تَعْلَمُونَ ﴿٦١﴾

62. ನಿಮ್ಮ ಪ್ರಥಮ ಜನನದ ಕುರಿತಂತೂ ನಿಮಗೆ ತಿಳಿದೇ ಇದೆ. ಮತ್ತೇಕೆ ಪಾಠ ಕಲಿಯುವುದಿಲ್ಲ?

وَلَقَدْ عَلِمْتُمُ النَّشْأَةَ الْأُولَىٰ فَلَوْلَا تَذَكَّرُونَ ﴿٦٢﴾

63. ನೀವು ಬಿತ್ತುವ ಬೀಜದ ಕುರಿತು ನೀವೆಂದಾದರೂ ವಿವೇಚಿಸಿದಿರಾ?

أَفَرَأَيْتُمْ مَا تَحْرُثُونَ ﴿٦٣﴾

64. ಅವುಗಳಿಂದ ಬೆಳೆಯನ್ನು ಬೆಳೆಸುವವರು ನೀವೋ ಅಥವಾ ಅದನ್ನು ಬೆಳೆಸುವವರು ನಾವೋ?

ءَأَنْتُمْ تَزْرَعُونَهُ أَمْ نَحْنُ الزَّارِعُونَ ﴿٦٤﴾

65. ನಾವಿಚ್ಛಿಸಿದರೆ ಆ ಹೊಲಗಳನ್ನು ಹೊಟ್ಟನ್ನಾಗಿ ಮಾಡಿ ಬಿಡಬಲ್ಲೆವು.

كُونُ نَشْأَةٍ جَعَلْنَاهُ حُطَامًا فَظَلَمْتُمْ تَفَكَّهُونَ ﴿٦٥﴾

66. ಆಗ ನೀವು- ತರತರದ ಮಾತುಗಳನ್ನಾಡುತ್ತಲೇ ಇರುವಿರಿ-

إِنَّا لَمَعْرُومُونَ ﴿٦٦﴾

67. ಎಲ್ಲವೂ ನಮ್ಮ ಮೇಲೆ ತಿರುಗಿ ಬಿತ್ತು. ನಿಜವಾಗಿ ನಮ್ಮ ಭಾಗ್ಯವೇ ಹಾಳು.

بَلْ نَحْنُ مَحْرُومُونَ ﴿٦٧﴾

68. ನೀವು ಕುಡಿಯುವ ನೀರಿನ ಬಗ್ಗೆ ಎಂದಾದರೂ ವಿವೇಚಿಸಿದ್ದುಂಟೇ?

أَفَرَأَيْتُمُ الْمَاءَ الَّذِي تَشْرَبُونَ ﴿٦٨﴾

69. ಅದನ್ನು ಮೋಡಗಳಿಂದ ಸುರಿಸಿದವರು ನೀವೋ ಅಥವಾ ಅದನ್ನು ಸುರಿಸಿದವರು ನಾವೋ?

ءَأَنْتُمْ أَنْزَلْتُمُوهُ مِنَ الْمُزْنِ أَمْ نَحْنُ الْمُنزِلُونَ ﴿٦٩﴾

70. ನಾವಿಚ್ಛಿಸಿದರೆ ಅದನ್ನು ಕಡು ಉಪ್ಪನ್ನಾಗಿ ಮಾಡಿ ಬಿಡಬಲ್ಲೆವು. ಹೀಗಿರುತ್ತ ನೀವೇಕೆ ಕೃತಜ್ಞರಾಗುವುದಿಲ್ಲ?

كُونُ نَشْأَةٍ جَعَلْنَاهُ أَجَاجًا فَلَوْلَا تَشْكُرُونَ ﴿٧٠﴾

71. ನೀವು ಉರಿಸುತ್ತಿರುವ ಬೆಂಕಿಯ ಕುರಿತು ನೀವೆಂದಾದರೂ ವಿವೇಚನೆ ನಡೆಸಿದ್ದುಂಟೇ?

أَفَرَأَيْتُمُ النَّارَ الَّتِي تُورُونَ ﴿٧١﴾

72. ಅದರ ಮರವನ್ನು ಉಂಟು ಮಾಡಿದವರು ನೀವೋ ಅಥವಾ ಅದನ್ನುಂಟು ಮಾಡಿದವರು ನಾವೋ?⁵ ءَأَنْتُمْ أَنْشَأْتُمْ شَجَرَتَهَا أَمْ نَحْنُ الْمُنشِئُونَ ﴿٧٢﴾
73. ನಾವು ಅದನ್ನು ಸ್ಮರಣ ಸಾಧನವಾಗಿಯೂ ಅಗತ್ಯವುಳ್ಳವರಿಗೆ ಜೀವನ ಸಾಧನವಾಗಿಯೂ ಮಾಡಿರುತ್ತೇವೆ. نَحْنُ جَعَلْنَاهَا تَذَكُّرًا وَرَمَاقًا لِلْمُقِيمِينَ ﴿٧٣﴾
74. ಆದುದರಿಂದ ಸಂದೇಶವಾಹಕರೇ, ಅತ್ಯಂತ ಮಹಾನನಾದ ನಿಮ್ಮ ಪ್ರಭುವಿನ ನಾಮವನ್ನು ಕೊಂಡಾಡಿರಿ.⁶ فَسَبِّحْ بِاسْمِ رَبِّكَ الْعَظِيمِ ﴿٧٤﴾
75. ಹಾಗಲ್ಲ,⁷ ನಾನು ನಕ್ಷತ್ರಗಳ ಸ್ಥಾನಗಳ ಆಣೆಯಿಡುತ್ತೇನೆ. فَلَا أُقْسِمُ بِمَوَاقِعِ النُّجُومِ ﴿٧٥﴾
76. ನೀವು ಅರಿಯುವುದಾದರೆ, ಇದು ಅತಿದೊಡ್ಡ ಆಣೆಯಾಗಿದೆ.⁸ وَإِنَّهُ لَقَسَمٌ لَوْ تَعْلَمُونَ عَظِيمٌ ﴿٧٦﴾
77. ಇದೊಂದು ಉನ್ನತ ಮಟ್ಟದ ಕುರ್ಆನ್ ಎಂಬುದರ ಕುರಿತು- إِنَّهُ لَقُرْآنٌ كَرِيمٌ ﴿٧٧﴾
78. ಇದು ಒಂದು ಸುರಕ್ಷಿತ ಗ್ರಂಥದಲ್ಲಿ ಮುದ್ರಿತವಿದೆ.⁹ فِي كِتَابٍ مَكْنُونٍ ﴿٧٨﴾
79. ಪರಿಶುದ್ಧರಲ್ಲದೆ ಬೇರಾರೂ ಇದನ್ನು ಸ್ಪರ್ಶಿಸಲಾರರು. لَّا يَسْهَىٰ إِلَّا الْمَطَهَّرُونَ ﴿٧٩﴾
80. ಇದು ಸಕಲ ಲೋಕಪಾಲಕರಿಂದ ಅವತೀರ್ಣಗೊಂಡುದಾಗಿದೆ. تَنْزِيلٌ مِّنْ رَبِّ الْعَالَمِينَ ﴿٨٠﴾
81. ಹೀಗಿರುತ್ತ ನೀವು ಈ ವಾಣಿಯ ಕುರಿತು ನಿರ್ಲಕ್ಷ್ಯ ತೋರುತ್ತೀರಾ? أَفِي هَذَا الْحَدِيثِ أَنْتُمْ مُدْهِنُونَ ﴿٨١﴾
82. ಮತ್ತು ಈ ಅನುಗ್ರಹದಲ್ಲಿ- ಇದನ್ನು ತಿರಸ್ಕರಿಸುವುದನ್ನೇ ನಿಮ್ಮ ಪಾಲನಾಗಿ ಮಾಡಿಕೊಂಡಿರುವಿರಾ? وَتَجْعَلُونَ أَرْكُكُمْ تُكْدًا بُونَ ﴿٨٢﴾
- 83-87. ನೀವು ಪರಾಧೀನರಲ್ಲದಿದ್ದರೆ ಮತ್ತು ನಿಮ್ಮ ಭಾವನೆಯಲ್ಲಿ فَكُلُوا إِذَا بَلَغَتِ الْحُلُقُومَ ﴿٨٣﴾

5. ಅರ್ಥಾತ್- ಯಾವ ಮರದ ಕಟ್ಟಿಗೆಗಳಿಂದ ನೀವು ಬೆಂಕಿ ಉರಿಸುತ್ತೀರೋ ಅದನ್ನು ಸೃಷ್ಟಿಸಿದವರು ನಾವೋ ಅಥವಾ ನೀವೋ?
6. ಅರ್ಥಾತ್- ಸತ್ಯನಿಷೇಧಿಗಳು ಮತ್ತು ಬಹುದೇವಾರಾಧಕರು ಅಲ್ಲಾಹನಿಗೆ ಗೊತ್ತುಪಡಿಸುವ ಹಾಗೂ ಸತ್ಯನಿಷೇಧ ಮತ್ತು ಬಹುದೇವಾರಾಧನೆಯ ವಿಶ್ವಾಸ ಹಾಗೂ ಪರಲೋಕದ ನಿರಾಕರಣೆಯ ಪ್ರತಿಯೊಂದು ವಾದದಲ್ಲೂ ಅಡಕವಾಗಿರುವ ದೋಷ ಮತ್ತು ದೌರ್ಬಲ್ಯಗಳೆಲ್ಲದರಿಂದಲೂ ಅವನು ಮುಕ್ತನು ಎಂದು ಅವನ ಪಾವನ ಹೆಸರಿನಿಂದ ಪ್ರಕಟಣೆ ಮಾಡಿರಿ.
7. ಅರ್ಥಾತ್- ನೀವು ನಂಬಿರುವ ವಿಷಯ ದಿಟವಲ್ಲ. ಇಲ್ಲಿ ಕುರ್ಆನ್ ಅಲ್ಲಾಹನ ವತಿಯಿಂದಲೇ ಕಳುಹಿಸಲ್ಪಟ್ಟಿದೆ ಎಂಬ ಬಗ್ಗೆ ಆಣೆ ಹಾಕುವ ಮೊದಲು 'ಲಾ'-ಅಲ್ಲ' ಎಂಬ ಪದವನ್ನು ಬಳಸಲಾಗಿದೆ. ಜನರು ಈ ಪವಿತ್ರ ಗ್ರಂಥದ ಬಗ್ಗೆ ಆಡಿಕೊಳ್ಳುತ್ತಿದ್ದ ಮಾತನ್ನು ನಿರಾಕರಿಸುವುದೇ ಈ ಆಣೆ ಹಾಕುವುದರ ಉದ್ದೇಶವೆಂದು ಇದರಿಂದ ವ್ಯಕ್ತವಾಗುತ್ತದೆ.
8. ಗ್ರಹ-ನಕ್ಷತ್ರಾದಿಗಳ ಸ್ಥಾನವೆಂದರೆ ಅವುಗಳ ನೆಲೆ, ಹಂತಗಳು ಮತ್ತು ಕಕ್ಷೆಗಳಾಗಿವೆ. ಕುರ್ಆನ್ ಉನ್ನತಮಟ್ಟದ ಗ್ರಂಥವಾಗಿರುವ ಬಗ್ಗೆ ಅದರ ಆಣೆ ಹಾಕಲಾಗಿದೆ. ಏಕೆಂದರೆ ಉನ್ನತ ಗಗನದಲ್ಲಿರುವ ಗಗನ ಕಾಯಗಳ ವ್ಯವಸ್ಥೆ ಸುದೃಢ ಮತ್ತು ಸುಸ್ಥಿರವಾಗಿರುವಂತೆಯೇ ಈ ಗ್ರಂಥವೂ ಸುಭದ್ರ ಮತ್ತು ಸುಸ್ಥಿರವಾಗಿದೆ. ಆ ವ್ಯವಸ್ಥೆಯನ್ನು ರೂಪಿಸಿರುವ ದೇವನೇ ಈ ಗ್ರಂಥವನ್ನೂ ಅವತೀರ್ಣಗೊಳಿಸಿದ್ದಾನೆ.
9. ಅರ್ಥಾತ್- ಇದು ಪಾವನ ದೇವಚರರ ಮೂಲಕ ಅವತೀರ್ಣಗೊಂಡಿದೆ. ಪಿಶಾಚಿಗಳಿಗೆ ಇದರಲ್ಲಿ ಯಾವುದೇ ಹಸ್ತಕ್ಷೇಪವಿಲ್ಲ.

ನೀವು ಸತ್ಯವಾದಿಗಳಾಗಿದ್ದರೆ, ಮರಣ ಹೊಂದುತ್ತಿರುವವನ ಪ್ರಾಣವು ಗಂಟಲಿನ ವರೆಗೆ ತಲಪಿದ್ದಾಗ ಮತ್ತು ಅವನು ಸಾಯುತ್ತಿರುವುದನ್ನು ನೀವು ಕಣ್ಣಾರೆ ಕಾಣುತ್ತಿರುವಾಗ ಹೊರಟು ಹೋಗುತ್ತಿರುವ ಅವನ ಪ್ರಾಣವನ್ನು ಮರಳಿ ತರುವುದಿಲ್ಲವೇಕೆ? ಆಗ ಅವನಿಗೆ ನಿಮಗಿಂತಲೂ ನಾವು ಹೆಚ್ಚು ನಿಕಟವಾಗಿರುತ್ತೇವೆ. ಆದರೆ ನಿಮಗೆ ತೋರುವುದಿಲ್ಲ.

88. ಇನ್ನು ಆ ಮರಣ ಹೊಂದುವವನು ನಿಕಟವರ್ತಿಗಳಲ್ಲಾಗಿದ್ದರೆ,

89. ಅವನಿಗೆ ಸುಖ ಸಂತೋಷ, ಅತ್ಯುತ್ತಮ ಜೀವನಾಧಾರ ಮತ್ತು ಅನುಗ್ರಹ ತುಂಬಿದ ಸ್ವರ್ಗೋದ್ಯಾನವಿದೆ.

90. ಅವನು ಬಲಗಡೆಯವನಾಗಿದ್ದರೆ,

91. "ನಿನ್ನ ಮೇಲೆ ಶಾಂತಿ ಇರಲಿ, ನೀನು ಬಲಗಡೆಯವರಲ್ಲಾಗಿರುತ್ತೀ" ಎಂದು ಅವನನ್ನು ಸ್ವಾಗತಿಸಲಾಗುವುದು

92. ಮತ್ತು ಅವನು ಸುಳ್ಳಾಗಿಸುವ ಪಥಭ್ರಷ್ಟರಲ್ಲಾಗಿದ್ದರೆ,

93. ಅವನ ಸತ್ಕಾರಕ್ಕಾಗಿ ಕುದಿಯುವ ನೀರು,

94. ಮತ್ತು ನರಕಕ್ಕೆ ತಳ್ಳಲ್ಪಡುವುದು ಇದೆ-

95. ಇದೆಲ್ಲವೂ ಖಚಿತವಾದ ಸತ್ಯವಾಗಿದೆ.

96. ಆದುದರಿಂದ ಸಂದೇಶವಾಹಕರೇ, ನಿಮ್ಮ ಮಹಿಮಾಪೂರ್ಣ ಪ್ರಭುವಿನ ನಾಮವನ್ನು ಜಪಿಸಿರಿ.¹⁰

وَأَنْتُمْ حِينِيذٍ تَنْظُرُونَ ﴿٥٨﴾
وَنَحْنُ أَقْرَبُ إِلَيْهِ مِنْكُمْ وَلَكِنْ
لَا تُبْصِرُونَ ﴿٥٩﴾

فَلَوْلَا إِنْ كُنْتُمْ غَيْرَ مَدِينِينَ ﴿٦٠﴾
تَرْجِعُونَهَا إِنْ كُنْتُمْ صَادِقِينَ ﴿٦١﴾

فَأَمَّا إِنْ كَانَ مِنَ الْمُقَرَّبِينَ ﴿٦٢﴾

فَرَوْحٌ وَرَيْحَانٌ وَجَنَّتُ نَعِيمٍ ﴿٦٣﴾

وَأَمَّا إِنْ كَانَ مِنْ أَصْحَابِ الْيَمِينِ ﴿٦٤﴾

فَسَلَامٌ لَكَ مِنْ أَصْحَابِ الْيَمِينِ ﴿٦٥﴾

وَأَمَّا إِنْ كَانَ مِنَ الْمُكْفُرِينَ
الصَّالِينَ ﴿٦٦﴾


فَنَزْلٌ مِنْ حَيْمٍ ﴿٦٧﴾

وَتَصْلِيَةٌ جَاحِيمٍ ﴿٦٨﴾

إِنَّ هَذَا لَهُوَ حَقُّ الْيَقِينِ ﴿٦٩﴾

فَسَبِّحْ بِاسْمِ رَبِّكَ الْعَظِيمِ ﴿٧٠﴾

10. ಈ ಆದೇಶದ ಪ್ರಕಾರ ರುಕೂಲ್‌ನ ವೇಳೆ 'ಸುಬ್‌ಹಾನರಬ್ಬಿಯಲ್ ಅಝೀಮ್' ಎಂದು ಪಠಿಸುವಂತೆ ಪ್ರವಾದಿವರ್ಯರು(ಸ) ಆದೇಶಿಸಿದರು.



(ಅವತೀರ್ಣ - ಮದೀನಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಭೂಮಿ-ಆಕಾಶಗಳಲ್ಲಿರುವ ಪ್ರತಿಯೊಂದು ವಸ್ತುವೂ ಅಲ್ಲಾಹನನ್ನು ಜಪಿಸಿದೆ ಮತ್ತು ಅವನು ಪ್ರಬಲನೂ ಯುಕ್ತಿಪೂರ್ಣನೂ ಆಗಿರುತ್ತಾನೆ.
2. ಭೂಮಿ-ಆಕಾಶಗಳ ಸಾಮ್ರಾಜ್ಯದ ಒಡೆಯನು ಅವನೇ ಆಗಿರುತ್ತಾನೆ, ಅವನೇ ಜೀವನ ನೀಡುತ್ತಾನೆ ಮತ್ತು ಮರಣ ಕೊಡುತ್ತಾನೆ. ಅವನು ಸಕಲ ವಿಷಯಗಳ ಸಾಮರ್ಥ್ಯವುಳ್ಳವನು.
3. ಆದಿಯೂ ಅವನೇ ಅಂತ್ಯನೂ ಅವನೇ ಮತ್ತು ಅಭಿವ್ಯಕ್ತನೂ ಅವನೇ ರಹಸ್ಯನೂ ಅವನೇ! ಮತ್ತು ಅವನು ಸಕಲ ವಿಷಯಗಳ ಜ್ಞಾನವುಳ್ಳವನು.
4. ಭೂಮಿ-ಆಕಾಶಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದವನು ಅವನೇ. ಅನಂತರ ವಿಶ್ವಸಿಂಹಾಸನಾರೂಢನಾದನು. ಭೂಮಿಯೊಳಗೆ ಹೋಗುವ, ಅದರಿಂದ ಹೊರಬರುವ ಮತ್ತು ಆಕಾಶದಿಂದ ಇಳಿಯುವ ಮತ್ತು ಅದಕ್ಕೆ ಏರಿ ಹೋಗುವ ಎಲ್ಲ ವಸ್ತುಗಳ ಜ್ಞಾನ ಅವನಿಗಿದೆ.² ನೀವೆಲ್ಲಿದ್ದರೂ ಅವನು ನಿಮ್ಮ ಜೊತೆಗಿದ್ದಾನೆ.



بِسْمِ اللَّهِ الرَّحْمَنِ الرَّحِيمِ

سَبَّحَ لِلَّهِ مَا فِي السَّمَوَاتِ وَالْأَرْضِ
وَهُوَ الْعَزِيزُ الْحَكِيمُ ①

لَهُ مُلْكُ السَّمَوَاتِ وَالْأَرْضِ يُحْيِي
وَيُمِيتُ وَهُوَ عَلَى كُلِّ شَيْءٍ قَدِيرٌ ②

هُوَ الْوَلِيُّ وَالْآخِرُ وَالظَّاهِرُ وَالْبَاطِنُ
وَهُوَ بِكُلِّ شَيْءٍ عَلِيمٌ ③

هُوَ الَّذِي خَلَقَ السَّمَوَاتِ وَالْأَرْضَ
فِي سِتَّةِ أَيَّامٍ ثُمَّ اسْتَوَىٰ عَلَى الْعَرْشِ
يَعْلَمُ مَا يَلْجِ فِي الْأَرْضِ وَمَا يَخْرُجُ
مِنْهَا وَمَا يَنْزِلُ مِنَ السَّمَاءِ وَمَا

1. ಅರ್ಥಾತ್- ಯಾವ ವಸ್ತುವೂ ಇಲ್ಲದಿದ್ದಾಗ ಅವನಿದ್ದನು ಮತ್ತು ಎಲ್ಲ ವಸ್ತುವೂ ಇಲ್ಲದಾಗುವಾಗಲೂ ಅವನಿರುವನು. ಅವನು ವ್ಯಕ್ತವಾಗುವ ಎಲ್ಲವುಗಳಿಗಿಂತಲೂ ಮಿಗಿಲಾಗಿ ವ್ಯಕ್ತವಾಗುವವನಾಗಿದ್ದಾನೆ. ಏಕೆಂದರೆ ಲೋಕದಲ್ಲಿ ವ್ಯಕ್ತವಾಗುವವುಗಳೆಲ್ಲವೂ ಅವನದೇ ಗುಣವಿಶೇಷತೆ, ಅವನದೇ ಕರ್ಮ ಮತ್ತು ಅವನದೇ ಪ್ರಕಾಶದಿಂದಾಗಿ ವ್ಯಕ್ತವಾಗಿದೆ. ಅವನು ಗುಪ್ತವಾದ ಎಲ್ಲವುಗಳಿಗಿಂತಲೂ ಹೆಚ್ಚು ಗುಪ್ತನಾಗಿದ್ದಾನೆ. ಏಕೆಂದರೆ ಇಂದ್ರಿಯಗಳಿಂದ ಅವನನ್ನು ಕಂಡುಕೊಳ್ಳುವುದಂತಿರಲಿ ಬುದ್ಧಿ ಮತ್ತು ಆಲೋಚನೆಯ ಮೂಲಕವೂ ಅವನ ಬಗೆಗಿನ ವಾಸ್ತವಿಕತೆಯನ್ನರಿಯಲು ಸಾಧ್ಯವಿಲ್ಲ.
2. ಅರ್ಥಾತ್- ಅವನು ಮೊತ್ತವನ್ನು ಮಾತ್ರವಲ್ಲದೆ ಸೂಕ್ಷ್ಮಾತಿ ಸೂಕ್ಷ್ಮ ವಿಷಯಗಳನ್ನೂ ಬಲ್ಲವನಾಗಿದ್ದಾನೆ. ಭೂತಳವನ್ನು ಸೇರುವ ಒಂದೊಂದು ಕಾಳು, ಭೂಮಿಯಿಂದ ಟಿಸಿಲೊಡೆಯುವ ಒಂದೊಂದೇ ಚಿಗುರು ಮತ್ತು ಮೊಳಕೆಯನ್ನೂ, ಆಕಾಶದಿಂದ ಸುರಿಯುವ ಮಳೆಯ ಒಂದೊಂದೇ ಹನಿಯನ್ನೂ, ಸಮುದ್ರ ಮತ್ತು ಸರೋವರಗಳಿಂದ ಆಕಾಶಕ್ಕೆರುವ ಆವಿಯ ಪ್ರಮಾಣವನ್ನೂ ಅವನು

<p>ನೀವು ಮಾಡುವುದೆಲ್ಲವನ್ನೂ ಅವನು ನೋಡುತ್ತಿದ್ದಾನೆ.</p>	<p>يَعْرِجُ فِيهَا ۖ وَهُوَ مَعَكُمْ أَيْنَ مَا كُنْتُمْ ۗ وَاللَّهُ بِمَا تَعْمَلُونَ بَصِيرٌ ④</p>
<p>5. ಭೂಮಿ-ಆಕಾಶಗಳ ಸಾಮ್ರಾಜ್ಯದ ಒಡೆಯನು ಅವನೇ ಮತ್ತು ಸಕಲ ವಿಷಯಗಳು ತೀರ್ಮಾನಕ್ಕಾಗಿ ಅವನ ಕಡೆಗೆ ಮರಳಿಸಲ್ಪಡುತ್ತವೆ.</p>	<p>لَهُ مُلْكُ السَّمَوَاتِ وَالْأَرْضِ ۖ وَإِلَى اللَّهِ تُرْجَعُ الْأُمُورُ ⑤</p>
<p>6. ರಾತ್ರೆಯನ್ನು ಹಗಲಿನೊಳಗೂ ಹಗಲನ್ನು ರಾತ್ರೆಯೊಳಗೂ ಅವನೇ ಪೋಣಿಸುತ್ತಾನೆ. ಹೃದಯಗಳೊಳಗೆ ಅವಿತುಕೊಂಡಿರುವ ರಹಸ್ಯಗಳನ್ನೂ ಅವನು ಬಲ್ಲನು.</p>	<p>يُولِجُ اللَّيْلَ فِي النَّهَارِ ۖ وَيُؤَلِّجُ النَّهَارَ فِي اللَّيْلِ ۗ وَهُوَ عَلِيمٌ بِذَاتِ الصُّدُورِ ⑥</p>
<p>7. ಅಲ್ಲಾಹ್ ಮತ್ತು ಅವನ ಸಂದೇಶವಾಹಕನ ಮೇಲೆ ವಿಶ್ವಾಸವಿರಿಸಿರಿ.³ ಅವನು ಯಾವ ವಸ್ತುಗಳ ಮೇಲೆ ನಿಮ್ಮನ್ನು ಪ್ರತಿ ನಿಧಿಯಾಗಿ ಮಾಡಿರುವನೋ ಅವುಗಳಿಂದ ಖರ್ಚು ಮಾಡಿರಿ. ನಿಮ್ಮ ಪೈಕಿ ಸತ್ಯವಿಶ್ವಾಸ ಸ್ವೀಕರಿಸುವವರಿಗೆ ಮತ್ತು ಸಂಪತ್ತನ್ನು ಖರ್ಚು ಮಾಡುವವರಿಗೆ ಮಹಾ ಪ್ರತಿಫಲವಿದೆ.</p>	<p>آمِنُوا بِاللَّهِ وَرَسُولِهِ ۖ وَأَنْفِقُوا مِمَّا جَعَلَكُمْ مُسْتَحْفِلِينَ فِيهِ ۗ فَالَّذِينَ آمَنُوا مِنْكُمْ وَأَنْفَقُوا لَهُمْ أَجْرٌ كَبِيرٌ ⑦</p>
<p>8. ನಿಮಗೇನಾಗಿದೆ? ಸಂದೇಶವಾಹಕನು ನಿಮಗೆ ನಿಮ್ಮ ಒಡೆಯನ ಮೇಲೆ ವಿಶ್ವಾಸವಿರಿಸಲು ಕರೆ ನೀಡುತ್ತಿದ್ದರೂ ನೀವು ಅಲ್ಲಾಹನ ಮೇಲೆ ವಿಶ್ವಾಸವಿರಿಸುವುದಿಲ್ಲವೇಕೆ?⁴ ನೀವು ನಿಜಕ್ಕೂ ವಿಶ್ವಾಸಿಗಳಾಗಿದ್ದರೆ ಅವನು ನಿಮ್ಮಿಂದ ವಚನ ಪಡೆದಿರುತ್ತಾನೆ.⁵</p>	<p>وَمَا لَكُمْ لَا تُؤْمِنُونَ بِاللَّهِ وَالرَّسُولِ يَدْعُوكُمْ لِتُؤْمِنُوا بِرَبِّكُمْ وَقَدْ أَخَذَ مِيثَاقَكُمْ إِنْ كُنْتُمْ مُؤْمِنِينَ ⑧</p>
<p>9. ನಿಮ್ಮನ್ನು ಅಂಧಕಾರಗಳಿಂದ ಹೊರತೆಗೆದು ಪ್ರಕಾಶದಡೆಗೆ ತರಲಿಕ್ಕಾಗಿ ತನ್ನ ದಾಸನ ಮೇಲೆ ಸುಸ್ಪಷ್ಟ ಸೂಕ್ತಗಳನ್ನು ಅವತೀರ್ಣಗೊಳಿಸುತ್ತಿರುವವನು ಅಲ್ಲಾಹನೇ ತಾನೆ. ವಾಸ್ತವದಲ್ಲಿ ಅಲ್ಲಾಹನು ನಿಮ್ಮ ಪಾಲಿಗೆ ಮಹಾ ವತ್ಸಲನೂ ಕರುಣಾ ಮಯಿಯೂ ಆಗಿರುತ್ತಾನೆ.</p>	<p>هُوَ الَّذِي يُنَزِّلُ عَلَىٰ عَبْدِهِ آيَاتٍ بَيِّنَاتٍ لِّيُخْرِجَكُمْ مِنَ الظُّلُمَاتِ إِلَى النُّورِ ۗ وَإِنَّ اللَّهَ بِكُمْ لَرَؤُوفٌ رَحِيمٌ ⑨</p>
<p>10. ನೀವು ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡಿದಿರಲು</p>	<p>وَمَا لَكُمْ أَلَّا تُنْفِقُوا فِي سَبِيلِ اللَّهِ</p>
<p>ಬಲ್ಲವನಾಗಿದ್ದಾನೆ. ಯಾವ ಕಾಳು ಭೂಮಿಯ ಯಾವ ಪ್ರದೇಶದಲ್ಲಿ ಬಿದ್ದಿದೆ ಎಂಬುದು ಅವನಿಗೆ ತಿಳಿದಿದೆ. ಆದ್ದರಿಂದಲೇ ಅದನ್ನು ಸೀಳಿ ಮೊಳಕೆಯೊಡೆಯುವಂತೆ ಮಾಡಿ ಬೆಳೆಸಲು ಅವನಿಗೆ ಸಾಧ್ಯವಾಗುತ್ತದೆ. ಆವಿಯ ಎಷ್ಟು ಪ್ರಮಾಣ ಎಲ್ಲಿಂದ ಹೊರಟು ಎಲ್ಲಿಗೆ ತಲಪಿದೆ ಎಂದು ಅವನಿಗೆ ತಿಳಿದಿದೆ. ಆದ್ದರಿಂದಲೇ ಅವನು ಅದಲ್ಲವನ್ನೂ ಒಂದುಗೂಡಿಸಿ ಭೂಮಿಯ ವಿವಿಧ ಪ್ರದೇಶಗಳಲ್ಲಿ ಹರಡಿ ಪ್ರತಿಯೊಂದು ಕಡೆಯಲ್ಲೂ ನಿಶ್ಚಿತ ಪ್ರಮಾಣದಲ್ಲಿ ಮಳೆ ಸುರಿಸುತ್ತಾನೆ.</p> <p>3. ಇಲ್ಲಿ ವಿಶ್ವಾಸವಿರಿಸುವುದೆಂದರೆ ಕೇವಲ ನಾಲಗೆಯ ಮೂಲಕ ಸತ್ಯವಿಶ್ವಾಸವನ್ನು ಪ್ರಕಟಿಸುವುದಲ್ಲ. ಬದಲಾಗಿ ಪ್ರಾಮಾಣಿಕ ಹೃದಯದಿಂದ ವಿಶ್ವಾಸವಿಡುವುದಾಗಿದೆ.</p> <p>4. ಇಲ್ಲಿಯೂ ವಿಶ್ವಾಸವಿಡುವುದೆಂದರೆ ಪ್ರಾಮಾಣಿಕ ಹೃದಯದಿಂದ ವಿಶ್ವಾಸವಿಡುವುದಾಗಿದೆ.</p> <p>5. ಅರ್ಥಾತ್- ಅನುಸರಣೆಯ ವಚನ.</p>	

ಕಾರಣವಾದರೂ ಏನು? ವಸ್ತುತಃ ಭೂಮಿ-ಆಕಾಶಗಳ ಉತ್ತರಾಧಿ ಕಾರವು ಅಲ್ಲಾಹನದೇ ಆಗಿದೆ.⁶ ನಿಮ್ಮ ಪೈಕಿ ವಿಜಯ ಪ್ರಾಪ್ತಿಯ ಬಳಿಕ ಖರ್ಚು ಮಾಡುವವರು ಮತ್ತು ಹೋರಾಟ ನಡೆಸುವವರು, ವಿಜಯ ಪ್ರಾಪ್ತಿಗಿಂತ ಮುಂಚೆ ಖರ್ಚು ಮಾಡಿದವರಿಗೆ ಹಾಗೂ ಹೋರಾಟ ನಡೆಸಿದವರಿಗೆ ಸರಿಸಮಾನರಾಗಲಾರರು. ಅವರ ಪದವಿಯು ಅನಂತರ ಖರ್ಚು ಮಾಡಿದವರ ಹಾಗೂ ಹೋರಾಟ ನಡೆಸಿದವರಿಗಿಂತ ಉನ್ನತವಾಗಿದೆ. ಹಾಗಿದ್ದರೂ ಅಲ್ಲಾಹನು ಉಭಯತರಿಗೂ ಉತ್ತಮ ವಾಗ್ದಾನಗಳನ್ನಿತ್ತಿದ್ದಾನೆ.⁷ ನೀವು ಮಾಡುವುದೆಲ್ಲವನ್ನೂ ಅಲ್ಲಾಹನು ಬಲ್ಲನು.

11. ಅಲ್ಲಾಹನಿಗೆ ಸಾಲ ಕೊಡುವವನಾರಿದ್ದಾನೆ? ಅತ್ಯುತ್ತಮ ಸಾಲ. ಅಲ್ಲಾಹನು ಅದನ್ನು ಹಲವಾರು ಪಟ್ಟು ಹೆಚ್ಚಿಸಿಕೊಡುವನು ಮತ್ತು ಅವನಿಗೆ ಅತ್ಯುತ್ತಮ ಪ್ರತಿಫಲವಿದೆ.⁸

12. ಅಂದು ನೀವು ಸತ್ಯವಿಶ್ವಾಸಿಗಳನ್ನೂ ಸತ್ಯವಿಶ್ವಾಸಿನಿಯರನ್ನೂ ನೋಡುವಾಗ ಅವರ ಪ್ರಕಾಶವು ಅವರ ಮುಂದೆಯೂ ಅವರ ಬಲಭಾಗದಲ್ಲೂ ಸಾಗುತ್ತಿರುವುದು.⁹ (ಆಗ ಅವರೊಡನೆ) "ಇಂದು ನಿಮಗೆ ಶುಭವಾರ್ತೆ ಇದೆ" (ಎನ್ನಲಾಗುವುದು). ತಳಭಾಗದಲ್ಲಿ

وَاللَّهُ مِيرَاتُ السَّلَوتِ وَالْأَرْضِ
لَا يَسْتَوِي مِنْكُمْ مَنْ أَنْفَقَ مِنْ قَبْلِ
الْفَتْحِ وَ قَتَلَ أَوْلِيكَ أَعْظَمُ دَرَجَةً
مِّنَ الَّذِينَ أَنْفَقُوا مِنْ بَعْدِ وَقْتِ لُؤْلُؤًا
وَ كَلَّا وَعَدَدَ اللَّهُ الْحُسْنَىٰ ط وَاللَّهُ
بِمَا تَعْمَلُونَ خَبِيرٌ ١١

مَنْ ذَا الَّذِي يُقْرِضُ اللَّهَ قَرْضًا حَسَنًا
فَيُضْعِفُهُ لَهُ وَ لَهُ أَجْرٌ كَرِيمٌ ١٢

يَوْمَ تَرَى الْمُؤْمِنِينَ وَالْمُؤْمِنَاتِ
يَسْعَىٰ نُورُهُمْ بَيْنَ أَيْدِيهِمْ وَ
بِأَيْمَانِهِمْ بُشْرَاكُمُ الْيَوْمَ جَنَّاتٌ

6. ಇದಕ್ಕೆ ಎರಡು ಅರ್ಥಗಳಿವೆ. ಮೊದಲನೆಯದಾಗಿ ಈ ಸಂಪತ್ತು ನಿಮ್ಮ ಬಳಿ ಉಳಿಯುವಂತಹುದಲ್ಲ. ಒಂದು ದಿನ ನೀವು ಅದನ್ನು ಬಿಟ್ಟು ಹೋಗಲೇಬೇಕಾಗಿದೆ. ಕೊನೆಗೂ ಅಲ್ಲಾಹನೇ ಅದರ ವಾರಿಸುದಾರನಾಗಿರುತ್ತಾನೆ. ಎರಡನೆಯದಾಗಿ ಅಲ್ಲಾಹನ ಮಾರ್ಗದಲ್ಲಿ ಹಣವನ್ನು ವೆಚ್ಚ ಮಾಡುವಾಗ ನಿಮಗೆ ದಾರಿದ್ರ್ಯ ಮತ್ತು ಹಣದ ಮುಗ್ಗಟ್ಟಿನ ಬಗ್ಗೆ ಯಾವುದೇ ರೀತಿಯ ಶಂಕೆ ಹುಟ್ಟಬಾರದು. ಏಕೆಂದರೆ ಯಾವ ದೇವನಿಗಾಗಿ ನೀವು ಅದನ್ನು ವ್ಯಯಿಸುತ್ತಿದ್ದೀರೋ ಅವನು ಭೂಮಿ-ಆಕಾಶಗಳ ಎಲ್ಲ ಭಂಡಾರಗಳ ಒಡೆಯನಾಗಿದ್ದಾನೆ. ಅವನ ಬಳಿ ನಿಮಗೆ ಕೊಡಲು ಇಂದು ನಿಮಗೆ ನೀಡಲಾಗಿರುವುದಷ್ಟೇ ಇರುವುದಲ್ಲ. ಬದಲಾಗಿ ನಾಳೆ ಅವನು ನಿಮಗೆ ಅದಕ್ಕಿಂತ ಎಷ್ಟೋ ಹೆಚ್ಚು ಕೊಡಲಿಕ್ಕೂ ಅವನಿಂದ ಸಾಧ್ಯವಿದೆ.
7. ಸತ್ಯನಿಷೇಧ ಮತ್ತು ಸತ್ಯನಿಷೇಧಿಗಳ ಪ್ರಾಬಲ್ಯವಿದ್ದು ಇಸ್ಲಾಮಿನ ಮೇಲ್ಮೈಯ ಲಕ್ಷಣಗಳು ದೂರದೂರಕ್ಕೂ ಕಾಣಿಸದಂತೆ ಮೇಲ್ನೋಟಕ್ಕೆ ತೋರುವಂತಹ ಪರಿಸ್ಥಿತಿ ಇಸ್ಲಾಮಿಗೆ ಎದುರಾದರೆ- ಆ ಸಂದರ್ಭದಲ್ಲಿ ಇಸ್ಲಾಮನ್ನು ಬೆಂಬಲಿಸಲಿಕ್ಕಾಗಿ ಪ್ರಾಣದ ಹಂಗು ತೊರೆದು ಹೋರಾಡುವವರು, ಹಣ ವೆಚ್ಚ ಮಾಡುವವರು, ಉನ್ನತ ಸ್ಥಾನವನ್ನು ಹೊಂದಿದ್ದಾರೆ. ಇಸ್ಲಾಮ್ ಮತ್ತು ಸತ್ಯನಿಷೇಧದ ನಡುವಿನ ಹೋರಾಟದಲ್ಲಿ ತೀರ್ಮಾನ ಇಸ್ಲಾಮಿನ ಪರವಾಗಿ ಆದ ನಂತರ ತ್ಯಾಗಗಳನ್ನು ನೀಡುವವರಿಗೆ ಈ ಸ್ಥಾನ ಪ್ರಾಪ್ತವಾಗಲಾರದು.
8. ಒಬ್ಬ ವ್ಯಕ್ತಿ ಅಲ್ಲಾಹನು ದಯಪಾಲಿಸಿರುವ ಸಂಪತ್ತನ್ನು ಅವನ ಮಾರ್ಗದಲ್ಲಿ ವ್ಯಯಿಸಿದರೆ ಅವನು ಅದನ್ನು ತನಗೆ ನೀಡಲಾದ ಸಾಲವೆಂದು ಪರಿಗಣಿಸುತ್ತಾನೆ. ಇದು ಅಲ್ಲಾಹನ ಔದಾರ್ಯದ ಪರಮಾವಧಿಯಾಗಿದೆ. ಆದರೆ ಅದು 'ಅತ್ಯುತ್ತಮ ಸಾಲ' ಆಗಿರಬೇಕು. ಅರ್ಥಾತ್, ಪ್ರಾಮಾಣಿಕ ಮನಸ್ಸಿನೊಂದಿಗೆ ಯಾವುದೇ ಸ್ವಾರ್ಥ ಹಿತಾಸಕ್ತಿಯಿಲ್ಲದೆ ಅದನ್ನು ನೀಡಬೇಕು. ಈ ಸಾಲದ ಕುರಿತು ಅಲ್ಲಾಹನ ಎರಡು ವಾಗ್ದಾನಗಳಿವೆ. ಮೊದಲನೆಯದಾಗಿ ಅವನು ಅದನ್ನು ಅತ್ಯಧಿಕವಾಗಿ ವೃದ್ಧಿಸಿ ಮರಳಿಸುವನು. ಅಲ್ಲದೆ ಅದಕ್ಕಾಗಿ ಅವನು ತನ್ನ ವತಿಯಿಂದ ಅತ್ಯುತ್ತಮ ಪ್ರಣವನ್ನೂ ನೀಡುವನು.
9. ಇಲ್ಲಿ ಒಬ್ಬ ವ್ಯಕ್ತಿಯ ಮನಸ್ಸಿನಲ್ಲಿ ಒಂದು ಪ್ರಶ್ನೆ ಮೂಡಬಹುದು. ಪ್ರಕಾಶವು ಮುಂದಕ್ಕೆ ಹರಿಯುತ್ತದೆ ಎನ್ನುವುದು ಅರ್ಥವಾಗುತ್ತದೆ. ಆದರೆ ಅದು ಬಲಕ್ಕೆ ಹರಿಯುವುದು ಎಂದರೇನು? ಹಾಗಾದರೆ ಅವರ ಎಡಭಾಗದಲ್ಲಿ ಕತ್ತಲೆಯಿರುವುದೇ? ಇದರ ಉತ್ತರವೇನೆಂದರೆ ಒಬ್ಬ ವ್ಯಕ್ತಿ ಬಲಗೈಯಲ್ಲಿ ಬೆಳಕನ್ನು ಹಿಡಿದು ನಡೆಯುತ್ತಿದ್ದರೆ ಅದರಿಂದ ಎಡಭಾಗವೂ ಪ್ರಕಾಶಮಾನ ಗೊಳ್ಳುತ್ತದೆ. ಆದರೆ ಬೆಳಕು ಅವನ ಬಲಗೈಯಲ್ಲಿರುತ್ತದೆ ಎಂಬುದೇ ವಾಸ್ತವಿಕತೆಯಾಗಿದೆ.

- ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿದ್ದು ಅವುಗಳಲ್ಲಿ ಅವರು ಸದಾಕಾಲ ವಾಸಿಸುವರು. ಇದುವೇ ಮಹಾ ಯಶಸ್ಸು.
13. ಅಂದು ಕಪಟವಿಶ್ವಾಸಿಗಳಾದ ಪುರುಷರು ಮತ್ತು ಸ್ತ್ರೀಯರು ಸತ್ಯವಿಶ್ವಾಸಿಗಳೊಡನೆ- "ನಿಮ್ಮ ಪ್ರಕಾಶದಿಂದ ನಾವು ಒಂದಿಷ್ಟು ಪ್ರಯೋಜನ ಪಡೆಯುವಂತಾಗಲು ನೀವು ಸ್ವಲ್ಪ ನಮ್ಮ ಕಡೆಗೆ ನೋಡಿರಿ" ಎನ್ನುವರು. ಆದರೆ ಅವರೊಡನೆ, "ಹಿಂದಕ್ಕೆ ಸರಿಯಿರಿ, ನಿಮ್ಮ ಪ್ರಕಾಶವನ್ನು ಬೇರೆಲ್ಲಾದರೂ ಹುಡುಕಿಕೊಳ್ಳಿರಿ" ಎನ್ನಲಾಗುವುದು. ತರುವಾಯ ಅವರ ನಡುವೆ ಒಂದು ಅಡ್ಡಗೋಡೆಯನ್ನು ನಿರ್ಮಿಸಲಾಗುವುದು. ಅದರಲ್ಲಿ ಒಂದು ಬಾಗಿಲಿರುವುದು, ಆ ಬಾಗಿಲಿನ ಒಳಗೆ ಕರುಣೆಯೂ ಹೊರಗೆ ಯಾತನೆಯೂ ಇರುವುದು.
14. ಅವರು ಸತ್ಯವಿಶ್ವಾಸಿಗಳನ್ನು ಕೂಗಿ ಕರೆಯುತ್ತ, "ನಾವು ನಿಮ್ಮ ಜೊತೆಗಿರಲಿಲ್ಲವೇ?" ಎಂದು ಕೇಳುವರು. ಆಗ ಸತ್ಯವಿಶ್ವಾಸಿಗಳು- "ಹೌದು, ಆದರೆ ಸ್ವತಃ ನೀವೇ ನಿಮ್ಮನ್ನು ವಂಚನೆಗೆ ಸಿಲುಕಿಸಿಕೊಂಡಿರಿ, ಸಂದರ್ಭ ಸಾಧಕತನವನ್ನು ತೋರಿದಿರಿ, ಸಂಶಯ ಗ್ರಸ್ತರಾದಿರಿ ಮತ್ತು ಹುಸಿ ನಿರೀಕ್ಷೆಗಳು ನಿಮ್ಮನ್ನು ಮೋಸಗೊಳಿಸುತ್ತಿದ್ದುವು. ಕೊನೆಗೆ ಅಲ್ಲಾಹನ ತೀರ್ಪು ಬಂದೇ ಬಿಟ್ಟಿತು ಮತ್ತು ಆ ಮಹಾವಂಚಕನು (ಶೈತಾನನು) ಕೊನೆಯ ವರೆಗೂ ಅಲ್ಲಾಹನ ವಿಷಯದಲ್ಲಿ ನಿಮ್ಮನ್ನು ವಂಚಿಸುತ್ತಲೇ ಇದ್ದನು.
15. ಆದುದರಿಂದ ಇಂದು ನಿಮ್ಮಿಂದಾಗಲಿ, ಸತ್ಯವನ್ನು ಬಹಿರಂಗವಾಗಿ ನಿಷೇಧಿಸಿದ್ದವರಿಂದಾಗಲಿ ಯಾವ ಪರಿಹಾರವನ್ನೂ ಸ್ವೀಕರಿಸಲಾಗದು. ನರಕವು ನಿಮ್ಮ ನಿವಾಸವಾಗಿದೆ. ಅದುವೇ ನಿಮ್ಮ ಮೇಲ್ವಿಚಾರಕ ಮತ್ತು ಇದು ಅತ್ಯಂತ ಕೆಟ್ಟ ಗತಿಯಾಗಿದೆ."
16. ಸತ್ಯವಿಶ್ವಾಸಿಗಳಿಗೆ,¹⁰ ಅವರ ಹೃದಯವು ಅಲ್ಲಾಹನ ಸ್ಮರಣೆಯಿಂದ ಕರಗುವ ಹಾಗೂ ಅವನಿಂದ ಅವತೀರ್ಣಗೊಂಡ ಸತ್ಯದ ಮುಂದೆ ಬಾಗುವ ಕಾಲವಿನ್ನೂ ಬರಲಿಲ್ಲವೇ? ಮತ್ತು ಅವರು ಈ ಹಿಂದೆ ಗ್ರಂಥ ನೀಡಲ್ಪಟ್ಟವರಂತಾಗಬಾರದು. (ಗ್ರಂಥ ನೀಡಲ್ಪಟ್ಟು) ಒಂದು ದೀರ್ಘಕಾಲ ಕಳೆದ ಬಳಿಕ ಅವರ ಹೃದಯಗಳು ಕಠಿಣವಾದುವು ಮತ್ತು ಇಂದು ಅವರಲ್ಲಿ ಹೆಚ್ಚಿನವರು ಕರ್ಮಭ್ರಷ್ಟರಾಗಿರುವರು.

تَجْرِي مِنْ تَحْتِهَا الْأَنْهَارُ خَالِدِينَ فِيهَا ذَلِكَ هُوَ الْفَوْزُ الْعَظِيمُ ﴿١١﴾

يَوْمَ يَقُولُ الْمُنْفِقُونَ وَالْمُنَافِقَاتُ لِلَّذِينَ آمَنُوا انظُرُوا نَفْسِنَا نَقَتْنَسُ مِنْ تَوَارِكُمْ قِيلَ ارْجِعُوا وَرَاءَكُمْ فَالْتَمِسُوا نُورًا فَضُرِبَ بَيْنَهُم بِسُورٍ لَّهُ بَابٌ بَاطِنُهُ فِيهِ الرَّحْمَةُ وَظَاهِرُهُ مِنْ قِبَلِهِ الْعَذَابُ ﴿١٢﴾

يُنَادُوا وَهُمْ أَلَمْ تَكُنْ مَعَكُمْ قَالُوا بَلَىٰ وَلَكِنَّكُمْ فَتَنْتُمْ أَنْفُسَكُمْ وَتَرَبَّصْتُمْ وَارْتَبْتُمْ وَغَرَّتْكُمُ الْأَمَانِيُّ حَتَّىٰ جَاءَ أَمْرُ اللَّهِ وَغَرَّكُمْ بِاللَّهِ الْغُرُورُ ﴿١٣﴾

قَالُوا لِمَ لَا يُخَذُّ مِنْكُمْ فِدْيَةٌ وَلَا مِنَ الَّذِينَ كَفَرُوا مَا وَالِكُمُ النَّارُ هِيَ مَوْلَاكُمْ وَبِئْسَ الْمَصِيرُ ﴿١٤﴾

أَلَمْ يَأْنِ لِلَّذِينَ آمَنُوا أَنْ تَخْشَعَ قُلُوبُهُمْ لِذِكْرِ اللَّهِ وَمَا نَزَلَ مِنَ الْحَقِّ وَلَا يَكُونُوا كَالَّذِينَ أُوتُوا الْكِتَابَ مِنْ قَبْلُ فَطَالَ عَلَيْهِمُ الْأَمَدُ فَقَسَتْ قُلُوبُهُمْ وَكَثِيرٌ مِنْهُمْ فَاسِقُونَ ﴿١٥﴾

10. ಇಲ್ಲಿ "ಸತ್ಯವಿಶ್ವಾಸಿಗಳು" ಎಂದರೆ ಎಲ್ಲಾ ಸತ್ಯವಿಶ್ವಾಸಿಗಳಲ್ಲ. ಬದಲಾಗಿ ಸತ್ಯವಿಶ್ವಾಸ ಸ್ವೀಕರಿಸುವ ಸಂಕಲ್ಪ ಮಾಡಿ ಪ್ರವಾದಿವರ್ಯರನ್ನು(ಸ) ನಂಬುವವರ ಕೂಟದಲ್ಲಿ ಸೇರಿಯೂ ಹೃದಯದಲ್ಲಿ ಇಸ್ಲಾಮಿನ ಬಗೆಗಿನ ಕಳಕಳಿಯನ್ನು ಹೊಂದಿರದಂತಹ ಮುಸ್ಲಿಮರ ನಿರ್ದಿಷ್ಟ ಸಮೂಹವಾಗಿದೆ.

17. ಚೆನ್ನಾಗಿ ತಿಳಿದುಕೊಳ್ಳಿರಿ. ಅಲ್ಲಾಹನು ಭೂಮಿಯನ್ನು, ಅದು ಸತ್ತ ಬಳಿಕ ಜೀವಂತ ಗೊಳಿಸುತ್ತಾನೆ.¹¹ ನೀವು ವಿವೇಚಿಸಬಹುದೆಂದು ನಾವು ನಿಮಗೆ ನಿದರ್ಶನಗಳನ್ನು ಸುವ್ಯಕ್ತವಾಗಿ ತೋರಿಸಿಕೊಟ್ಟಿದ್ದೇವೆ.

اعْلَمُوا أَنَّ اللَّهَ يُحْيِي الْأَرْضَ بَعْدَ مَوْتِهَا قَدْ بَيَّنَّا لَكُمُ الْآيَاتِ لَعَلَّكُمْ تَعْقِلُونَ ﴿١٧﴾

18. ಪುರುಷರಲ್ಲೂ ಸ್ತ್ರೀಯರಲ್ಲೂ ದಾನಧರ್ಮ¹² ಮಾಡುವವರಿಗೆ ಮತ್ತು ಅಲ್ಲಾಹನಿಗೆ ಶ್ರೇಷ್ಠ ಸಾಲವನ್ನು ನೀಡಿದವರಿಗೆ ಖಂಡಿತವಾಗಿಯೂ ಎಷ್ಟೋ ಪಟ್ಟು ವರ್ಧಿಸಿ ಕೊಡಲಾಗುವುದು. ಅವರಿಗೆ ಅತ್ಯುತ್ತಮ ಪ್ರತಿಫಲವಿದೆ.

إِنَّ الْمَصَدِّقِينَ وَالْمُصَدِّقَاتِ وَأَقْرَضُوا اللَّهَ قَرْضًا حَسَنًا يُّضْعِفُهُمْ وَأَلَّحْمُ أَجْرُكُمْ كَرِيمٌ ﴿١٨﴾

19. ಅಲ್ಲಾಹನು ಮತ್ತು ಅವನ ಸಂದೇಶವಾಹಕರ ಮೇಲೆ ವಿಶ್ವಾಸವಿರಿಸಿದವರೇ ತಮ್ಮ ಪ್ರಭುವಿನ ಬಳಿ ಸಿದ್ಧೀಕ್¹³ (ಸತ್ಯಸಂಧರು) ಮತ್ತು ಶಹೀದ್¹⁴ (ಹತ್ಯಾತರು) ಆಗಿರುತ್ತಾರೆ. ಅವರಿಗೆ ಅವರ ಸತ್ಯಲವೂ ಅವರ ಪ್ರಕಾಶವೂ ಇದೆ. ಸತ್ಯಧಿಕ್ಕಾರಿಗಳು ಮತ್ತು ನಮ್ಮ ಸೂಕ್ತಗಳನ್ನು ತಿರಸ್ಕರಿಸಿದವರು ನರಕದವರಾಗಿದ್ದಾರೆ.

وَالَّذِينَ آمَنُوا بِاللَّهِ وَرُسُلِهِ أُولَئِكَ هُمُ الصَّادِقُونَ وَالشَّاهِدَاءُ عِنْدَ رَبِّهِمْ لَهُمْ أَجْرُهُمْ وَنُورُهُمْ وَالَّذِينَ كَفَرُوا وَكَذَّبُوا بِآيَاتِنَا أُولَئِكَ أَصْحَابُ الْجَحِيمِ ﴿١٩﴾

20. ಚೆನ್ನಾಗಿ ತಿಳಿದುಕೊಳ್ಳಿರಿ! ಈ ಲೌಕಿಕ ಜೀವನವು ಕೇವಲ ಒಂದು ಆಟ, ವಿನೋದ, ತೋರಿಕೆಯ ವೈಭವ, ಪರಸ್ಪರರ ಮೇಲೆ ಹಿರಿಮೆ ಸಾಧಿಸುವ ಪ್ರಯತ್ನ ಮತ್ತು ಸಂಪತ್ತು ಹಾಗೂ ಸಂತಾನದ ವಿಷಯದಲ್ಲಿ ಪರಸ್ಪರರನ್ನು ಮೀರಿ ಹೋಗುವ

اعْلَمُوا أَنَّمَا الْحَيَاةُ الدُّنْيَا لَعِبٌ وَلَهُمْ زِينَتُهُمْ وَتَفَاخُرٌ بَيْنَكُمْ وَتَكَاثُرٌ فِي الْأَمْوَالِ وَالْأَوْلَادِ كَمَثَلِ

11. ಇಲ್ಲಿ ಯಾವ ಹಿನ್ನೆಲೆಯಿಂದ ಈ ಮಾತು ಹೇಳಲಾಗಿದೆ ಎಂಬುದನ್ನು ಚೆನ್ನಾಗಿ ಮನನ ಮಾಡಿ ಕೊಳ್ಳಬೇಕು. ಪವಿತ್ರ ಕುರ್ಆನಿನ ಅನೇಕ ಕಡೆಗಳಲ್ಲಿ ಪ್ರವಾದಿತ್ವ ಮತ್ತು ಗ್ರಂಥ ಅವತೀರ್ಣಗೊಂಡುದನ್ನು ಮಳೆಯ ಸಮೃದ್ಧಿಯೊಂದಿಗೆ ಹೋಲಿಸಲಾಗಿದೆ. ಏಕೆಂದರೆ ಅದರಿಂದ ಮಾನವಕುಲದ ಮೇಲೆ, ಮಳೆಯಿಂದ ಭೂಮಿಯ ಮೇಲಾಗುವ ಪರಿಣಾಮವೇ ಉಂಟಾಗುತ್ತದೆ. ಮಳೆಯಿಂದಾಗಿ ಸ್ವಲ್ಪವಾದರೂ ಫಲವತ್ತತೆ ಇರುವ ಭೂಮಿ ಹಸಿರಿನಿಂದ ಕಂಗೊಳಿಸುತ್ತದೆ. ಆದರೆ ಬಂಜರು ನೆಲ ಮೊದಲಿನಂತೆಯೇ ಬಂಜರಾಗಿಯೇ ಬಿದ್ದಿರುತ್ತದೆ.

12. ಉರ್ದು ಭಾಷೆಯಲ್ಲಿ 'ಸದಕ' ಎಂಬ ಪದ ಬಹಳ ಕೆಟ್ಟ ಅರ್ಥಗಳಲ್ಲಿ ಬಳಕೆಯಾಗುತ್ತದೆ. ಆದರೆ ಇಸ್ಲಾಮಿ ಪಾರಿಭಾಷಿಕದಲ್ಲಿ ಪ್ರಾಮಾಣಿಕ ಹೃದಯ ಮತ್ತು ಶುದ್ಧ ಮನಸ್ಸಿನೊಂದಿಗೆ ಅಲ್ಲಾಹನ ಸಂಪ್ರೀತಿಗಾಗಿ ಮಾತ್ರ ನೀಡಲಾಗುವ, ಯಾವುದೇ ರೀತಿಯ ತೋರಿಕೆ ಅಥವಾ ಉಪಕಾರಭಾರದ ಭಾವವಿಲ್ಲದ ದಾನಕ್ಕೆ ಈ ಪದ ಬಳಕೆಯಾಗುತ್ತದೆ.

13. 'ಸಿದ್ಧೀಕ್' ಎಂಬುದು 'ಸಿದ್ಧ'ನ ಅತಿಶಯ ರೂಪವಾಗಿದೆ. ಸಾದಿಕ್ ಎಂದರೆ ಸತ್ಯವಂತ. ಸಿದ್ಧೀಕ್ ಎಂದರೆ ಪರಮ ಸತ್ಯವಂತ. ಅರ್ಥಾತ್ ಯಾವುದೇ ರೀತಿಯ ಹುಳುಕಿಲ್ಲದ, ಸತ್ಯ ಮತ್ತು ಸನ್ಮಾರ್ಗದಿಂದ ಎಂದೂ ವಿಚಲಿತನಾಗದ, ತನ್ನ ಮನಸ್ಸಾಕ್ಷಿಯ ವಿರುದ್ಧ ಮಾತನಾಡಿಯಾನೆಂದು ಕಲ್ಪಿಸಲಿಕ್ಕೂ ಸಾಧ್ಯವಾಗದ, ಯಾವುದೇ ವಿಷಯವನ್ನು ನಂಬಿದರೆ ಪ್ರಾಮಾಣಿಕ ಸಂಕಲ್ಪದೊಂದಿಗೆ ನಂಬುವ, ಅದರ ಮೇಲಿನ ನಿಷ್ಠೆಯ ಬೇಡಿಕೆಗಳನ್ನು ಈಡೇರಿಸುವ ಮತ್ತು ಓರ್ವ ನಂಬಿಗಸ್ತು ನಿಜವಾಗಿ ಇರಬೇಕಾದ ರೀತಿಯಲ್ಲಿ ತಾನಿದ್ದೇನೆಂದು ತನ್ನ ಕರ್ಮದಿಂದ ಸಾಬೀತುಪಡಿಸುವ ವ್ಯಕ್ತಿಯಾಗಿದ್ದಾನೆ.

14. 'ಶಹೀದ್' ಎಂದರೆ ಇಲ್ಲಿ ತನ್ನ ಮಾತು ಮತ್ತು ಕೈತಿಯ ಮೂಲಕ ಸತ್ಯದ ಸಾಕ್ಷ್ಯ ವಹಿಸುವವನಾಗಿದ್ದಾನೆ.

ಪೈಪೋಟಿ ಮಾತ್ರವಲ್ಲದೆ ಇನ್ನೇನೂ ಅಲ್ಲ. ಇದರ ಉಪಮೆ ಹೀಗಿದೆ, ಒಂದು ಮಳೆ ಬಂದೊಡನೆ ಅದರಿಂದಾಗಿ ಹುಟ್ಟುವ ಸಸ್ಯಗಳನ್ನು ಕಂಡು ಕೃಷಿಕರು ಸಂತೋಷಗೊಂಡರು. ತರುವಾಯ ಅದೇ ಬೆಳೆಯು ಬಲಿತಾಗ ಅದು ಹಳದಿಯಾಗಿ ಬಿಟ್ಟದ್ದನ್ನು ನೀವು ಕಾಣುತ್ತೀರಿ. ಅನಂತರ ಅದು ಹೊಟ್ಟಾಗಿ ಬಿಡುತ್ತದೆ. ಇದಕ್ಕೆ ವ್ಯತಿರಿಕ್ತವಾಗಿ ಪರಲೋಕವು ಕಠಿಣ ಯಾತನೆ ಇರುವ ಮತ್ತು ಅಲ್ಲಾಹನ ಕ್ಷಮೆ ಹಾಗೂ ಸಂಪ್ರೀತಿ ಇರುವ ಸ್ಥಳವಾಗಿದೆ. ಲೌಕಿಕ ಜೀವನವು ಒಂದು ವಂಚನೆಯ ಸಾಧನವಲ್ಲದೆ ಮತ್ತೇನೂ ಅಲ್ಲ.

21. ಧಾವಿಸಿರಿ ಮತ್ತು ನಿಮ್ಮ ಪ್ರಭುವಿನ ಕ್ಷಮೆ ಹಾಗೂ ಭೂಮಿ-ಆಕಾಶಗಳಷ್ಟು ವಿಶಾಲವಾಗಿರುವ ಸ್ವರ್ಗದ ಕಡೆಗೆ ಧಾವಿಸುವಲ್ಲಿ ಪರಸ್ಪರ ಸ್ಪರ್ಧಿಸಿರಿ.¹⁵ ಅದನ್ನು ಅಲ್ಲಾಹ್ ಮತ್ತು ಅವನ ಸಂದೇಶವಾಹಕರ ಮೇಲೆ ವಿಶ್ವಾಸವಿರಿಸಿದವರಿಗಾಗಿ ಸಿದ್ಧಗೊಳಿಸಲಾಗಿದೆ. ಇದು ಅಲ್ಲಾಹನ ಅನುಗ್ರಹ. ಅವನಿಗನ್ನು ತಾನಿಚ್ಛಿಸಿದವರಿಗೆ ನೀಡುತ್ತಾನೆ ಮತ್ತು ಅಲ್ಲಾಹನು ಮಹಾ ಅನುಗ್ರಹ ಶಾಲಿಯಾಗಿದ್ದಾನೆ.

22. ಭೂಮಿಯ ಮೇಲೆ ಅಥವಾ ನಿಮ್ಮ ಮೇಲೆ ಎರಗುವ ಯಾವ ಸಂಕಷ್ಟವೂ ನಾವು ಅದನ್ನು ಸೃಷ್ಟಿಸುವುದಕ್ಕೆ ಮುಂಚೆ ಒಂದು ಗ್ರಂಥದಲ್ಲಿ (ವಿಧಿ ಲಿಖಿತದಲ್ಲಿ) ಬರೆದಿಟ್ಟುಕೊಳ್ಳದೆ ಇಲ್ಲ. ಖಂಡಿತವಾಗಿಯೂ ಹೀಗೆ ಮಾಡುವುದು ಅಲ್ಲಾಹನಿಗೆ ಅತ್ಯಂತ ಸುಲಭ ಕಾರ್ಯವಾಗಿದೆ.

23. (ಹೀಗೆಕೆಂದರೆ) ನಿಮಗುಂಟಾಗುವ ಯಾವುದೇ ನಷ್ಟಕ್ಕಾಗಿ ನೀವು ಖೇದಿಸಬಾರದು ಮತ್ತು ಅಲ್ಲಾಹನು ನಿಮಗೆ ಏನನ್ನು ದಯ ಪಾಲಿಸಿರುವನೋ ಅದರ ಬಗ್ಗೆ ಹಿಗ್ಗಬಾರದು. ಅಲ್ಲಾಹನು ಆತ್ಮಪ್ರಶಂಸಕರನ್ನು ಮತ್ತು ದುರಭಿಮಾನಿಗಳನ್ನು ಮೆಚ್ಚುವುದಿಲ್ಲ.

24. ಅವರು ಸ್ವತಃ ಜಿಪುಣತೆ ತೋರುತ್ತಾರೆ ಮತ್ತು ಇತರರನ್ನು ಜಿಪುಣತೆಗೆ ಪ್ರೇರೇಪಿಸುತ್ತಾರೆ. ಇನ್ನು ಯಾರಾದರೂ ವಿಮುಖ ರಾಗುತ್ತಾರಾದರೆ, ಅಲ್ಲಾಹನು ನಿರಪೇಕ್ಷನೂ ಸ್ವತಃಹರ್ಷನೂ ಆಗಿರುತ್ತಾನೆ.

عَيْتٍ اَعَجَبَ الْكُفَّارَ نَبَاتُهُ ثُمَّ يَهْتَجُّ
فَاتْرَهُ مُصَفَّرًا ثُمَّ يَكُونُ حُطَامًا
وَ فِي الْاٰخِرَةِ عَذَابٌ شَدِيدٌ ۗ وَمَغْفِرَةٌ
مِّنَ اللّٰهِ وَرِضْوَانٌ ۗ وَمَا الْحَيٰوةُ
الدُّنْيَا اِلَّا مَتَاعٌ الْغُرُوْرُ ﴿٥٧﴾

سَابِقًا اِلَىٰ مَغْفِرَةٍ مِّن رَّبِّكُمْ وَجَنَّةٍ
عَرْضُهَا كَعَرْضِ السَّمَاءِ وَالْاَرْضِ
اُعِدَّتْ لِلَّذِيْنَ اٰمَنُوْا بِاللّٰهِ وَرُسُلِهِ
ذٰلِكَ فَضْلُ اللّٰهِ يُؤْتِيْهِ مَن يَّشَاءُ
وَ اللّٰهُ ذُو الْفَضْلِ الْعَظِيْمِ ﴿٥٨﴾

مَا اَصَابَ مِنْ مُّصِيْبَةٍ فِي الْاَرْضِ
وَ لَا فِي سَمٰوٰتِنَا اِلَّا فِيْ كِتٰبٍ
مِّنْ قَبْلِ اَنْ نَّبْرٰهَا ۗ اِنَّ ذٰلِكَ
عَلَى اللّٰهِ يَسِيْرٌ ﴿٥٩﴾

لَا يَلِيْلًا تَأْسَوْا عَلَىٰ مَا فَاتَكُمْ
وَ لَا تَفْرَحُوْا بِمَا اٰتٰكُمْ
وَ اللّٰهُ لَا يُحِبُّ كُلَّ
مُخْتَالٍ فَخُوْرٍ ﴿٦٠﴾

الَّذِيْنَ يَخْلُوْنَ وَاٰمُرُوْنَ النَّاسَ
بِالْبُخْلِ ۗ وَ مَن يَتَوَلَّ فَاِنَّ
اللّٰهَ هُوَ الْغَنِيُّ الْحَمِيْدُ ﴿٦١﴾

15. ಈ ಸೂಕ್ತವನ್ನು ಸೂರ: ಅಲಿ ಇಮ್ರಾನ್‌ನ 133ನೆಯ ಸೂಕ್ತದೊಂದಿಗೆ ಸೇರಿಸಿ ಓದಿದರೆ ಮನಸ್ಸಿನಲ್ಲಿ ಮೂಡುವ ಚಿತ್ರಣವೇನೆಂದರೆ- ಸ್ವರ್ಗದಲ್ಲಿ ಮನುಷ್ಯನಿಗೆ ಸಿಗುವ ಉದ್ಯಾನ ಮತ್ತು ಅರಮನೆಗಳು ಅವನ ನಿವಾಸಸ್ಥಳ ಮಾತ್ರವಾಗಿರುವುದು. ಉಳಿದಂತೆ ಸಮಸ್ತ ನಿರ್ಸರ್ಗ ಅವನ ವಿಹಾರ ಕ್ಷೇತ್ರವಾಗಿರುವುದು.

25. ನಾವು ನಮ್ಮ ಸಂದೇಶವಾಹಕರನ್ನು ಸುವ್ಯಕ್ತ ನಿದರ್ಶನಗಳು ಮತ್ತು ಸನ್ಮಾರ್ಗದರ್ಶನದೊಂದಿಗೆ ಕಳುಹಿಸಿದೆವು. ಜನರು ನ್ಯಾಯದಲ್ಲಿ ಸ್ಥಿರವಾಗಿ ನಿಲ್ಲಲೆಂದು ಅವರ ಜೊತೆ ಗ್ರಂಥ ಮತ್ತು ತಕ್ಕಡಿಯನ್ನು ಅವತೀರ್ಣಗೊಳಿಸಿದೆವು¹⁶ ಮತ್ತು ನಾವು ಕಬ್ಬಿಣವನ್ನು ಅವತೀರ್ಣಗೊಳಿಸಿದೆವು. ಅದರಲ್ಲಿ ಭಾರೀ ಶಕ್ತಿ ಇದೆ ಮತ್ತು ಜನರಿಗೆ ಪ್ರಯೋಜನಗಳಿವೆ.¹⁷ ಯಾರು ಅಲ್ಲಾಹನನ್ನು ಕಾಣದೆಯೇ ಅವನಿಗೆ ಹಾಗೂ ಅವನ ಸಂದೇಶವಾಹಕರಿಗೆ ನೆರವಾಗುತ್ತಾರೆಂಬುದನ್ನು ಅಲ್ಲಾಹನು ತಿಳಿಯುವಂತಾಗಲು ಹೀಗೆ ಮಾಡಲಾಗಿದೆ. ಖಂಡಿತವಾಗಿಯೂ ಅಲ್ಲಾಹನು ಅತ್ಯಂತ ಬಲಿಷ್ಠನೂ ಅಜೇಯನೂ ಆಗಿರುತ್ತಾನೆ.

لَقَدْ أَرْسَلْنَا رُسُلَنَا بِالْبَيِّنَاتِ وَأَنْزَلْنَا مَعَهُمُ الْكِتَابَ وَالْمِيزَانَ لِيَقُومَ النَّاسُ بِالْقِسْطِ وَأَنْزَلْنَا الْحَدِيدَ فِيهِ بَأْسٌ شَدِيدٌ وَمَنْفَعٌ لِلنَّاسِ وَلِيَعْلَمَ اللَّهُ مَنْ يَنْصُرُهُ وَرُسُلَهُ بِالْغَيْبِ إِنَّ اللَّهَ قَوِيٌّ عَزِيزٌ ﴿٢٥﴾

26. ನಾವು ನೂಹರನ್ನೂ ಇಬ್ನಾಹೀಮರನ್ನೂ ರವಾನಿಸಿದೆವು ಮತ್ತು ಅವರಿಬ್ಬರ ಸಂತತಿಯಲ್ಲಿ ಪ್ರವಾದಿತ್ವವನ್ನೂ ಗ್ರಂಥವನ್ನೂ ಇರಿಸಿದೆವು. ತರುವಾಯ ಅವರ ಸಂತತಿಯಲ್ಲಿ ಕೆಲವರು ಸನ್ಮಾರ್ಗ ಸ್ವೀಕಾರ ಮಾಡಿದರೆ ಹೆಚ್ಚಿನವರು ಕರ್ಮಭ್ರಷ್ಟರಾದರು.

وَلَقَدْ أَرْسَلْنَا نُوحًا وَإِبْرَاهِيمَ وَجَعَلْنَا فِي ذُرِّيَّتِهِمَا النُّبُوَّةَ وَالْكِتَابَ فَمِمْهُمْ مُهْتَدٍ وَكَثِيرٌ مِّنْهُمْ فَسِقُونَ ﴿٢٦﴾

27. ಅವರ ಬಳಿಕ ನಾವು ಒಬ್ಬರ ನಂತರ ಒಬ್ಬರಂತೆ ಸಂದೇಶವಾಹಕರನ್ನು ಕಳುಹಿಸಿದೆವು ಮತ್ತು ಅವರೆಲ್ಲರ ಬಳಿಕ ಮರ್ಯಮರ ಪುತ್ರ ಈಸಾರನ್ನು ಕಳುಹಿಸಿದೆವು. ಅವರಿಗೆ ಇಂಜಿಲನ್ನು ದಯಪಾಲಿಸಿದೆವು. ಅವರ ಅನುಯಾಯಿಗಳ ಹೃದಯಗಳಲ್ಲಿ ನಾವು ಅನುಕಂಪ ಮತ್ತು ಕರುಣೆಯನ್ನಿಟ್ಟೆವು ಮತ್ತು ಸನ್ಮಾರ್ಗವನ್ನು¹⁸

ثُمَّ تَقَيَّنَا عَلَىٰ آثَارِهِمْ بِرُسُلِنَا وَقَيَّنَا بِعِيسَىٰ ابْنِ مَرْيَمَ وَآتَيْنَاهُ الْإِنجِيلَ وَجَعَلْنَا فِي قُلُوبِ الَّذِينَ اتَّبَعُوهُ رَأْفَةً وَرَحْمَةً ط

16. ಈ ಸಂಕ್ಷಿಪ್ತ ವಾಕ್ಯದಲ್ಲಿ ಪ್ರವಾದಿಗಳ ಜೀವಿತೋದ್ದೇಶದ ಸಮಗ್ರ ಸಾರಾಂಶವನ್ನು ಮುಂದಿಡಲಾಗಿದೆ. ಲೋಕದಲ್ಲಿ ಅಲ್ಲಾಹನ ಕಡೆಯಿಂದ ಬಂದ ಪ್ರವಾದಿಗಳೆಲ್ಲರೂ ಮೂರು ವಸ್ತುಗಳೊಂದಿಗೆ ಬಂದಿದ್ದರು. 1) ಬಯ್ಯುನಾತ್ - ಅರ್ಥಾತ್, ಸುಸ್ವಪ್ನ ನಿದರ್ಶನಗಳು, ಸುವ್ಯಕ್ತ ಸಾಕ್ಷ್ಯಾಧಾರಗಳು ಮತ್ತು ಸುಸ್ವಪ್ನ ಮಾರ್ಗದರ್ಶನಗಳು. 2) ಗ್ರಂಥ - ಜನರು ಮಾರ್ಗದರ್ಶನಕ್ಕಾಗಿ ಅದರತ್ತಲೇ ತಿರುಗಲೆಂದು ಮಾನವನ ಮಾರ್ಗದರ್ಶನಕ್ಕೆ ಅಗತ್ಯವಿರುವ ಎಲ್ಲಾ ಬೋಧನೆಗಳನ್ನು ಅದರಲ್ಲಿ ದಾಖಲಿಸಲಾಗಿದೆ. 3) ತಕ್ಕಡಿ - ಅರ್ಥಾತ್ ಸತ್ಯ-ಮಿಥ್ಯದ ಮಾನದಂಡ. ಅದು ತಕ್ಕಡಿಯಂತೆ ತೂಗಿ- ವಿಚಾರ, ಚಾರಿತ್ರ್ಯ ಮತ್ತು ವ್ಯವಹಾರಗಳಲ್ಲಿ ಏರು-ತಗ್ಗುಗಳ ವಿಭಿನ್ನ ಅತಿರೇಕಗಳ ನಡುವೆ ನ್ಯಾಯಸಮ್ಮತವಾದ ವಿಷಯ ಯಾವುದು ಎಂಬುದನ್ನು ತಿಳಿಸುತ್ತದೆ.

17. ಪ್ರವಾದಿಗಳ(ಅ) ಜೀವಿತೋದ್ದೇಶವನ್ನು ವರ್ಣಿಸಲಾದ ತಕ್ಕಡಿ ಇದನ್ನು ಹೇಳಲಾಗಿದೆ. ಇಲ್ಲಿ ಕಬ್ಬಿಣವೆಂದು ರಾಜಕೀಯ ಮತ್ತು ಯುದ್ಧದ ಸಾಮರ್ಥ್ಯಕ್ಕೆ ಹೇಳಲಾಗಿದೆ ಎಂದು ಇದರಿಂದ ವ್ಯಕ್ತವಾಗುತ್ತದೆ. ಮಾತಿನ ಇಂಗಿತವೇನೆಂದರೆ, ಅಲ್ಲಾಹನು ಪ್ರವಾದಿಗಳನ್ನು ನ್ಯಾಯ ಸಂಸ್ಥಾಪನೆಯ ಯೋಜನೆಯೊಂದನ್ನು ಮುಂದಿಡಲಿಕ್ಕಾಗಿ ಮಾತ್ರ ಕಳುಹಿಸಲಿಲ್ಲ. ಅದನ್ನು ವ್ಯಾವಹಾರಿಕವಾಗಿ ಚಾರಿಗೊಳಿಸಲು ಪ್ರಯತ್ನಿಸುವುದು, ನಿಜಾರ್ಥದಲ್ಲಿ ನ್ಯಾಯದ ಸಂಸ್ಥಾಪನೆಯಾಗಲು ಬೇಕಾದ ಶಕ್ತಿಯನ್ನು ಒದಗಿಸುವುದು, ಆ ವ್ಯವಸ್ಥೆಯನ್ನು ಅಸ್ತವ್ಯಸ್ತಗೊಳಿಸುವವರನ್ನು ಶಿಕ್ಷಿಸುವ ಮತ್ತು ಅದನ್ನು ವಿರೋಧಿಸುವವರ ಬಲ ಮುರಿಯುವ ರೀತಿಯಲ್ಲಿ ಪ್ರಯತ್ನಿಸುವುದೆಲ್ಲವೂ ಅವರ ಜೀವಿತೋದ್ದೇಶದಲ್ಲಿ ಸೇರಿತ್ತು.

18. 'ರಹ್‌ಬಾನಿಯತ್' (ಸನ್ಮಾರ್ಗ) ಎಂದರೆ ಲೋಕ ಪರಿತ್ಯಾಗಿಯಾಗುವುದು. ಲೌಕಿಕ ಜೀವನದಿಂದ ಪಲಾಯನ ಮಾಡಿ ವನ-ಪರ್ವತಗಳಲ್ಲಿ ಆಶ್ರಯ ಪಡೆಯುವುದು ಅಥವಾ ಏಕಾಂತವಾಸ ಕೈಗೊಳ್ಳುವುದು.

ಅವರು ತಾವೇ ಆವಿಷ್ಕರಿಸಿ ಕೊಂಡರು. ನಾವು ಅದನ್ನು ಅವರ ಮೇಲೆ ಕಡ್ಡಾಯಗೊಳಿಸಿರಲಿಲ್ಲ. ಆದರೆ ಅಲ್ಲಾಹನ ಸಂಪ್ರೀತಿಯ ಅಭಿಲಾಷೆಯಿಂದ ಸ್ವತಃ ಅವರೇ ಈ ನವೀನಾಚಾರವನ್ನು ಆರಂಭಿಸಿಕೊಂಡರು. ಆದರೆ ಅವರು ಅದನ್ನು ಪಾಲಿಸಬೇಕಾದ ರೀತಿಯಲ್ಲಿ ಪಾಲಿಸಲಿಲ್ಲ. ಅವರ ಪೈಕಿ ಸತ್ಯವನ್ನು ಸ್ವೀಕರಿಸಿದವರಿಗೆ ನಾವು ಅವರ ಸತ್ಯಲವನ್ನು ದಯಪಾಲಿಸಿದೆವು. ಆದರೆ ಅವರಲ್ಲಿ ಹೆಚ್ಚಿನವರು ಕರ್ಮಭ್ರಷ್ಟರಾಗಿರುತ್ತಾರೆ.


28. ಸತ್ಯವಿಶ್ವಾಸಿಗಳೇ, ಅಲ್ಲಾಹನನ್ನು ಭಯಪಡಿರಿ ಮತ್ತು ಅವನ ಸಂದೇಶವಾಹಕ [ಹ. ಮುಹಮ್ಮದ್(ಸ)]ರ ಮೇಲೆ ವಿಶ್ವಾಸವಿರಿಸಿರಿ. ಅಲ್ಲಾಹನು ನಿಮಗೆ ತನ್ನ ಕೃಪೆಯ ಇಮ್ಮಡಿ ನೀಡುವನು ಮತ್ತು ನಿಮಗೆ ಪ್ರಕಾಶವನ್ನು ಪ್ರದಾನ ಮಾಡುವನು, ನೀವು ಅದರ ಬೆಳಕಲ್ಲಿ ನಡೆಯುವಿರಿ ಮತ್ತು ಅವನು ನಿಮ್ಮ ತಪ್ಪುಗಳನ್ನು ಕ್ಷಮಿಸುವನು. ಅಲ್ಲಾಹನು ಮಹಾಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

29. ಅಲ್ಲಾಹನ ಅನುಗ್ರಹದ ಮೇಲೆ ಗ್ರಂಥದವರಿಗೆ ಯಾವ ನಿಯಂತ್ರಣವೂ ಇಲ್ಲವೆಂಬುದು ಮತ್ತು ಅಲ್ಲಾಹನ ಅನುಗ್ರಹವು ಅವನ ಸ್ವಹಸ್ತದಲ್ಲೇ ಇದ್ದು ಅದನ್ನು ಅವನು ತಾನಿಚ್ಛಿಸಿದವರಿಗೆ ನೀಡುತ್ತಾನೆಂಬುದು ಗ್ರಂಥದವರಿಗೆ ತಿಳಿಯುವಂತಾಗಲು (ನೀವು ಈ ಮಾರ್ಗವನ್ನು ಅನುಸರಿಸಬೇಕು) ಅಲ್ಲಾಹನು ಮಹಾ ಅನುಗ್ರಹಶಾಲಿಯಾಗಿದ್ದಾನೆ.

وَرَهَبًا يَبِيَّةً ابْتَدَعُوهَا مَا كَتَبْنَاهَا
عَلَيْهِمْ إِلَّا ابْتِغَاءَ رِضْوَانِ اللَّهِ فَمَا
رَعَوْهَا حَقَّ رِعَايَتِهَا فَآتَيْنَا الَّذِينَ
آمَنُوا مِنْهُمْ أَجْرَهُمْ وَكَثِيرٌ
مِّنْهُمْ فَسَقُونَ ﴿٣٠﴾

يَا أَيُّهَا الَّذِينَ آمَنُوا اتَّقُوا اللَّهَ وَآمِنُوا
بِرَسُولِهِ يُؤْتِكُمْ كِفْلَيْنِ مِنْ رَحْمَتِهِ
وَيَجْعَلْ لَكُمْ نُورًا تَمْشُونَ بِهِ وَيَغْفِرْ
لَكُمْ وَاللَّهُ غَفُورٌ رَحِيمٌ ﴿٣٠﴾

لَعَلَّكُمْ يَتَّقُونَ أَمْ لَمْ يَكُنْ لَكُمْ
يَقْدَرُونَ عَلَى شَيْءٍ مِّنْ فَضْلِ اللَّهِ
وَ أَنَّ الْفَضْلَ يَبِيْدُ اللَّهُ يُؤْتِيهِ
مَنْ يَشَاءُ وَاللَّهُ ذُو الْفَضْلِ الْعَظِيمِ ﴿٣٠﴾



(ಅವತೀರ್ಣ - ಮದೀನಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. *ನಿಮ್ಮೊಡನೆ ತನ್ನ ಪತಿಯ ವಿಷಯದಲ್ಲಿ ವಾದಿಸುತ್ತಿರುವ ಹಾಗೂ ಅಲ್ಲಾಹನೊಡನೆ ಮೊರೆಯಿಡುತ್ತಲಿರುವ ಸ್ತ್ರೀಯ ಮಾತನ್ನು ಅಲ್ಲಾಹನು ಆಲಿಸಿದನು! ಅಲ್ಲಾಹನು ನಿಮ್ಮಿಬ್ಬರ ಸಂಭಾಷಣೆಯನ್ನು ಕೇಳುತ್ತಿದ್ದಾನೆ. ಅವನು ಎಲ್ಲವನ್ನೂ ಕೇಳುವವನು ಮತ್ತು ನೋಡುವವನಾಗಿದ್ದಾನೆ.
2. ನಿಮ್ಮ ಪೈಕಿ ತಮ್ಮ ಪತ್ನಿಯರನ್ನು 'ಝಹಾರ್' ಮಾಡುವವರ² ಪತ್ನಿಯರು ಅವರ ತಾಯಂದಿರಲ್ಲ. ಅವರನ್ನು ಹೆತ್ತವರೇ ಅವರ ತಾಯಂದಿರು. ಇವರು ಅತ್ಯಂತ ಅಪ್ರಿಯ ಹಾಗೂ ಸುಳ್ಳಾದ ಒಂದು ಮಾತನ್ನು ಹೇಳುತ್ತಾರೆ. ವಾಸ್ತವದಲ್ಲಿ ಅಲ್ಲಾಹನು ಬಹಳ ಮನ್ನಿಸುವವನೂ ಮಹಾಕ್ರಮಾಶೀಲನೂ ಆಗಿರುತ್ತಾನೆ.³

بِسْمِ اللّٰهِ الرَّحْمٰنِ الرَّحِیْمِ

قَدْ سَمِعَ اللّٰهُ قَوْلَ الَّتِیْ تُجَادِلُ فِیْ زَوْجِهَا وَتَسْتَكْبِرُ اِلَى اللّٰهِ وَاللّٰهُ یَسْمَعُ تَحَاوُرَکُمَا اِنَّ اللّٰهَ سَمِیْعٌ بَصِیْرٌ ①

الَّذِیْنَ یُظْهِرُوْنَ مِنْکُمْ مِّنْ نِّسَائِهِمْ مَّا هُنَّ اُمَّهَاتُهُمْ اِنَّ اُمَّهَاتِهِمْ اِلَّا الْاَبْرَارُ وَكَذٰلِکُمْ لَیَقُولُوْنَ مُنْکَرًا مِّنَ الْقَوْلِ وَرُؤِیٰٓءِ اِنَّ اللّٰهَ لَعَفُوٌّ غَفُوْرٌ ②

*ಇಲ್ಲಿಂದ 28ನೆಯ ಕಾಂಡ ಆರಂಭ.

1. 'ಖೌಲ ಬಿನ್ತಿ ಸಅಲಬ' ಎಂಬ ಮಹಿಳೆಯ ಕುರಿತು ಈ ವಾಣಿ ಅವತೀರ್ಣಗೊಂಡಿತ್ತು. ಅವರೊಂದಿಗೆ ಅವರ ಪತಿ 'ಝಹಾರ್' ಮಾಡಿದ್ದರು. ಆದ್ದರಿಂದ ಈ ಬಗ್ಗೆ ಇಸ್ಲಾಮಿನ ವಿಧಿಯೇನು ಎಂದು ಕೇಳಲು ಅವರು ಪ್ರವಾದಿವರ್ಯರ(ಸ) ಬಳಿಗೆ ಬಂದಿದ್ದರು. ಆ ತನಕ ಈ ವಿಷಯದ ಕುರಿತು ಅಲ್ಲಾಹನ ಆಜ್ಞೆ ಬಂದಿರಲಿಲ್ಲ. ಆದ್ದರಿಂದ ಪ್ರವಾದಿವರ್ಯರ(ಸ) 'ನೀವು ನಿಮ್ಮ ಪತಿಯ ಪಾಲಿಗೆ ನಿಷಿದ್ಧರಾಗಿದ್ದೀರಿ ಎಂಬುದು ನನ್ನ ಅನಿಸಿಕೆ' ಎಂದು ಹೇಳಿದರು. ಆಗ ಆಕೆ 'ನನ್ನ ಮತ್ತು ನನ್ನ ಮಕ್ಕಳ ಜೀವನ ನಾಶವಾಗುವುದು' ಎಂದು ಮೊರೆಯಿಡತೊಡಗಿದಳು. ನನ್ನ ಮನೆ ಹಾಳಾಗದಿರಲು ಯಾವುದಾದರೊಂದು ಉಪಾಯವನ್ನು ತಿಳಿಸಿ ಎಂದು ಆಕೆ ಪ್ರವಾದಿವರ್ಯರೊಂದಿಗೆ(ಸ) ಗೋಗರೆಯುತ್ತಿದ್ದಂತೆಯೇ ಅಲ್ಲಾಹನ ವತಿಯಿಂದ ವಹ್ಯ(ದಿವ್ಯವಾಣಿ) ಅವತೀರ್ಣಗೊಂಡಿತು ಮತ್ತು ಈ ಸಮಸ್ಯೆಗೆ ಸಂಬಂಧಿಸಿದ ವಿಧಿಯನ್ನು ತಿಳಿಸಲಾಯಿತು.
2. ಅರಬರಲ್ಲಿ ಹಲವೊಮ್ಮೆ ಇಂತಹ ಪರಿಸ್ಥಿತಿ ತಲೆದೋರುತ್ತಿತ್ತು. ಪತಿ-ಪತ್ನಿಯರಲ್ಲಿ ಜಗಳವಾದರೆ ಪತಿ ಸಿಟ್ಟಿನಿಂದ, "ನೀನು ನನ್ನ ಪಾಲಿಗೆ ತಾಯಿಯ ಬೆನ್ನಿನಂತೆ" ಎಂದು ಹೇಳಿ ಬಿಡುತ್ತಿದ್ದ. ಇದರ ತಾತ್ಪರ್ಯ "ನಿನ್ನೊಡನೆ ಸಂಸರ್ಗ ನಡೆಸುವುದು, ನನ್ನ ಪಾಲಿಗೆ ತಾಯಿಯೊಂದಿಗೆ ಸಂಸರ್ಗ ನಡೆಸಿದಂತೆ" ಎಂದಾಗಿತ್ತು. ಆಧುನಿಕ ಕಾಲದಲ್ಲೂ ಅನೇಕ ಅಜ್ಞಾನಿಗಳು ಪತ್ನಿಯೊಂದಿಗೆ ಜಗಳಾಡಿ ಆಕೆಯನ್ನು ತಾಯಿಗೆ ಅಥವಾ ಸಹೋದರಿಗೆ ಹೋಲಿಸಿ ಬಿಡುತ್ತಾರೆ. ಅರ್ಥಾತ್, ಆ ವ್ಯಕ್ತಿ ಮುಂದೆ ಆಕೆಯನ್ನು ಪತ್ನಿಯೆಂದು ಪರಿಗಣಿಸುವುದಿಲ್ಲ ಬದಲಾಗಿ ಅವನ ಪಾಲಿಗೆ ನಿಷಿದ್ಧರಾದ ಮಹಿಳೆಯರಿಗೆ ಸಮಾನ ಎಂದು ಭಾವಿಸುತ್ತಾನೆ. 'ಝಹಾರ್' ಎಂದರೆ ಇದುವೇ ಆಗಿದೆ. ಅಜ್ಞಾನ ಕಾಲದಲ್ಲಿ ಅರಬರ ಪಾಲಿಗೆ ಇದು ತಲಾಕ್ ಅಥವಾ ಅದಕ್ಕಿಂತ ಉಗ್ರವಾದ ವಿಚ್ಛೇದನದ ಪ್ರಕಟಣೆಯಾಗಿತ್ತು.
3. ಅರ್ಥಾತ್- ಇದು ವ್ಯಕ್ತಿಗೆ ತೀವ್ರ ತರವಾದ ಶಿಕ್ಷೆ ದೊರೆಯಬೇಕಾದಂತಹ ಕರ್ಮವಾಗಿದೆ. ಆದರೆ ಅಲ್ಲಾಹನು ತನ್ನ ಔದಾರ್ಯದ

3. ತಮ್ಮ ಪತ್ನಿಯರನ್ನು 'ಝಹಾರ್' ಮಾಡಿದವರು ಅನಂತರ ತಾವು ಹೇಳಿದ ಮಾತಿನಿಂದ ಮರಳಿದರೆ ಅವರು ಪರಸ್ಪರರನ್ನು ಸ್ವರ್ಥಿಸುವುದಕ್ಕೆ ಮುಂಚೆ ಒಬ್ಬ ಗುಲಾಮನನ್ನು ವಿಮೋಚಿಸಬೇಕಾಗುವುದು. ಹೀಗೆ ನಿಮಗೆ ಉಪದೇಶ ನೀಡಲಾಗುತ್ತದೆ ಮತ್ತು ನೀವು ಮಾಡುವುದೆಲ್ಲವನ್ನೂ ಅಲ್ಲಾಹನು ಅರಿತಿರುವನು.⁵
4. ಯಾರಿಗಾದರೂ ಗುಲಾಮನು ಸಿಗದಿದ್ದರೆ- ಅವರಿಬ್ಬರು ಪರಸ್ಪರರನ್ನು ಸ್ವರ್ಥಿಸುವುದಕ್ಕೆ ಮುಂಚೆ⁶ - ಅವನು ನಿರಂತರವಾಗಿ ಎರಡು ತಿಂಗಳ ಉಪವಾಸ ವ್ರತವನ್ನು ಆಚರಿಸಬೇಕು. ಇದಕ್ಕೂ ಅಶಕ್ತನಾಗಿರುವವನು ಅರುವತ್ತು ಮಂದಿ ದರಿದ್ರರಿಗೆ ಊಟ ಕೊಡಬೇಕು.⁷ ನೀವು ಅಲ್ಲಾಹ್ ಮತ್ತು ಅವನ ರಸೂಲರ ಮೇಲೆ ವಿಶ್ವಾಸವಿರಿಸುವಂತಾಗಲಿಕ್ಕಾಗಿ ಈ ಆಜ್ಞೆಯನ್ನು ನೀಡಲಾಗುತ್ತಿದೆ.⁸ ಇವು ಅಲ್ಲಾಹನಿಂದ ನಿಶ್ಚಯಿಸಲ್ಪಟ್ಟಿರುವ ಮೇರೆಗಳು ಮತ್ತು ಸತ್ಯನಿಷೇಧಿಗಳಿಗೆ ವೇದನಾಯುಕ್ತ ಯಾತನೆಯಿದೆ.
5. ಅಲ್ಲಾಹ್ ಮತ್ತು ಅವನ ಸಂದೇಶವಾಹಕರನ್ನು ವಿರೋಧಿಸುವವರು ತಮಗಿಂತ ಹಿಂದಿನವರು ಅಪಮಾನಿತರಾದಂತೆಯೇ ಅಪಮಾನಿತರಾಗುವರು. ನಾವು ಸುಸ್ವಪ್ನ ಸೂಕ್ತಗಳನ್ನು ಅವತೀರ್ಣಗೊಳಿಸಿದ್ದೇವೆ ಮತ್ತು ಸತ್ಯನಿಷೇಧಿಗಳಿಗೆ ಅಪಮಾನಕರ ಯಾತನೆ ಇದೆ.
6. ಅಲ್ಲಾಹನು ಇವರೆಲ್ಲರನ್ನೂ ಪುನಃ ಜೀವಂತಗೊಳಿಸಿ ಎಬ್ಬಿಸುವ ಮತ್ತು ಅವರು ಏನಿಲ್ಲ ಮಾಡಿ ಬಂದಿರುವರೆಂಬುದನ್ನು ಅವರಿಗೆ ತಿಳಿಸುವ ದಿನ (ಈ ಅಪಮಾನಕರ ಯಾತನೆ ಒದಗಲಿದೆ.)

وَالَّذِينَ يُظَاهِرُونَ مِنْ نِسَائِهِمْ ثُمَّ يَعُودُونَ لِمَا قَالُوا فَتَحْرِيرُ رَقَبَةٍ مِّنْ قَبْلِ أَنْ يَتَمَاسَّ ذِكْمُكُمْ تَوَعَّلُونَ بِهِ وَاللَّهُ بِمَا تَعْمَلُونَ خَبِيرٌ ۝

فَمَنْ لَّمْ يَجِدْ فَصِيَامٌ شَهْرَيْنِ مُتَتَابِعَيْنِ مِنْ قَبْلِ أَنْ يَتَمَاسَّ ۖ فَمَنْ لَّمْ يَسْتَطِعْ فَاطْعَامُ سِتِّينَ مِسْكِينًا ذَٰلِكَ لِتُؤْمِنُوا بِاللَّهِ وَرَسُولِهِ وَتِلْكَ حُدُودُ اللَّهِ وَلِلْكَافِرِينَ عَذَابٌ أَلِيمٌ ۝

إِنَّ الَّذِينَ يُحَادِّثُونَ اللَّهَ وَرَسُولَهُ كَيْتُوكُمْ كَيْتَ الَّذِينَ مِنْ قَبْلِهِمْ وَوَقَدْ آتَيْنَا آيَاتٍ بَيِّنَاتٍ وَلِلْكَافِرِينَ عَذَابٌ مُّهِينٌ ۝

يَوْمَ يَبْعَثُهُمُ اللَّهُ جَمِيعًا فَيُنَبِّئُهُمْ بِمَا عَمِلُوا أَحْصَاهُ اللَّهُ وَنَسُوهُ

ಮೂಲಕ ಮೊದಲನೆಯದಾಗಿ 'ಝಹಾರ್'ನ ಕುರಿತಾದ ಅಜ್ಞಾನ ಕಾಲದ ನಿಯಮವನ್ನು ರದ್ದುಪಡಿಸಿ ನಿಮ್ಮ ಕುಟುಂಬ ಜೀವನವನ್ನು ವಿನಾಶದಿಂದ ರಕ್ಷಿಸಿದನು. ಎರಡನೆಯದಾಗಿ ಈ ಕೃತ್ಯವನ್ನೆಸಗಿದವರಿಗೆ ಅಪರಾಧಕ್ಕೆ ನೀಡಬಹುದಾದ ಅತ್ಯಂತ ಹಗುರವಾದ ಶಿಕ್ಷೆಯನ್ನು ಗೊತ್ತು ಪಡಿಸಿದನು.

4. ಇದಕ್ಕೆ ಎರಡು ವಿವರಣೆಗಳಿರಲು ಸಾಧ್ಯವಿದೆ. ಮೊದಲನೆಯದಾಗಿ ಅವರು ಹೇಳಿದ ಮಾತನ್ನು ರದ್ದು ಪಡಿಸಬಯಸಿದರೆ ಎರಡನೆಯದಾಗಿ ಆ ಮಾತಿನ ಮೂಲಕ ಅವರು ತಮ್ಮ ಪಾಲಿಗೆ ನಿಷಿದ್ಧಗೊಳಿಸಿಕೊಂಡಿದ್ದನ್ನು ಧರ್ಮಸಮ್ಮತಗೊಳಿಸಬಯಸಿದರೆ.
5. ಅರ್ಥಾತ್- ವ್ಯಕ್ತಿ ಯಾರಿಗೂ ತಿಳಿಯದಂತೆ ಮನೆಯಲ್ಲಿ ಪತ್ನಿಯೊಂದಿಗೆ 'ಝಹಾರ್' ಮಾಡಿ ಅನಂತರ 'ಪ್ರಾಯಶ್ಚಿತ್ತ' ಮಾಡದೆ ಪತಿ-ಪತ್ನಿಯರ ನಡುವೆ ಪೂರ್ವದ ರೀತಿಯ ದಾಂಪತ್ಯ ಸಂಬಂಧವನ್ನು ಮುಂದುವರಿಸಿದರೆ ಲೋಕದಲ್ಲಿ ಆ ವಿಷಯ ಯಾರಿಗೂ ತಿಳಿಯದಿರಬಹುದು. ಆದರೆ ಅಲ್ಲಾಹನಿಗಂತೂ ಅದು ತಿಳಿದಿರುವುದು. ಅಲ್ಲಾಹನ ವಿಚಾರಣೆಯಿಂದ ಅವರು ಯಾವ ರೀತಿಯಲ್ಲೂ ಪಾರಾಗಲಾರರು.
6. ಅರ್ಥಾತ್- ನಿರಂತರ ಎರಡು ತಿಂಗಳ ಉಪವಾಸ ಆಚರಿಸಬೇಕು. ನಡುವೆ ಒಂದು ಉಪವಾಸವೂ ಬಿಟ್ಟು ಹೋಗಬಾರದು.
7. ಅರ್ಥಾತ್- ಎರಡು ಹೊತ್ತಿನ ಪೂರ್ಣ ಭೋಜನ ನೀಡಬೇಕು. ಅದು ಬೇಯಿಸಿದ್ದಾಗಿದ್ದರೂ ಅಥವಾ ಆಹಾರ ಪದಾರ್ಥಗಳ ರೂಪದಲ್ಲಿದ್ದರೂ ಸರಿ. ಅರುವತ್ತು ಮಂದಿಗೆ ಒಂದೇ ದಿನ ಉಣಿಸಬಹುದು ಅಥವಾ ಒಬ್ಬ ವ್ಯಕ್ತಿಗೆ ಅರವತ್ತು ದಿನವೂ.
8. ಇಲ್ಲಿ ವಿಶ್ವಾಸವಿರಿಸುವುದೆಂದರೆ ಸತ್ಯಸಂಧ ಮತ್ತು ಪ್ರಾಮಾಣಿಕ ಸತ್ಯವಿಶ್ವಾಸಿಯಂತಹ ಧೋರಣೆ ಕೈಗೊಳ್ಳುವುದು.

ಅವರು ಮರೆತು ಬಿಟ್ಟಿದ್ದಾರೆ. ಆದರೆ ಅಲ್ಲಾಹನು ಅವರು ಮಾಡಿದುದೆಲ್ಲವನ್ನೂ ಎಣಿಸಿ ಕಾಯ್ದಿರಿಸಿದ್ದಾನೆ. ಅಲ್ಲಾಹನು ಪ್ರತಿಯೊಂದು ವಸ್ತುವಿನ ಬಗೆಗೂ ಸಾಕ್ಷಿಯಾಗಿದ್ದಾನೆ.

7. ಭೂಮಿ-ಆಕಾಶಗಳ ಪ್ರತಿಯೊಂದು ವಸ್ತುವಿನ ಜ್ಞಾನವು ಅಲ್ಲಾಹನಿಗೆ ಇದೆ ಎಂಬುದು ನಿಮಗೆ ತಿಳಿದಿಲ್ಲವೇ? ಮೂರು ಮಂದಿಯ ನಡುವೆ ರಹಸ್ಯ ಮಾತುಕತೆ ನಡೆಯುತ್ತಿರುವಾಗ ಅವರೊಂದಿಗೆ ನಾಲ್ಕನೆಯವನಾಗಿ ಅಲ್ಲಾಹನು ಎಂದೂ ಇಲ್ಲದೆ ಇರುವುದಿಲ್ಲ ಅಥವಾ ಐವರೊಳಗೆ ರಹಸ್ಯ ಮಾತುಕತೆ ನಡೆಯುತ್ತಿರುವಾಗ ಆರನೆಯವನಾಗಿ ಅಲ್ಲಾಹನಿಲ್ಲದೆ ಇರುವುದಿಲ್ಲ. ರಹಸ್ಯ ಮಾತುಕತೆ ನಡೆಸುತ್ತಿರುವವರು ಇದಕ್ಕಿಂತ ಕಡಿಮೆ ಇರಲಿ ಅಥವಾ ಹೆಚ್ಚಿರಲಿ, ಅವರು ಎಲ್ಲೇ ಇರಲಿ, ಅಲ್ಲಾಹನು ಅವರ ಜೊತೆಗಿರುತ್ತಾನೆ ಮತ್ತು ಪುನರುತ್ಥಾನ ದಿನ ಅವನು ಅವರಿಗೆ, ಅವರು ಏನೆಲ್ಲ ಮಾಡಿದ್ದರೆಂಬುದನ್ನು ತಿಳಿಸುವನು. ಅಲ್ಲಾಹನು ಸಕಲ ವಸ್ತುಗಳ ಜ್ಞಾನವುಳ್ಳವನು.

8. ಗುಪ್ತ ಸಮಾಲೋಚನೆಗಳಿಂದ ತಡೆಯಲಾಗಿದ್ದರೂ ತಮಗೆ ಪ್ರತಿಬಂಧಿಸಲಾಗಿರುವ ಆ ಕೃತ್ಯವನ್ನೇ ಮಾಡುತ್ತಿರುವ ಜನರನ್ನು ನೀವು ನೋಡಲಿಲ್ಲವೇ? ಇವರು ಗುಪ್ತವಾಗಿ ಪರಸ್ಪರರೊಡನೆ, ಪಾಪ, ಅತಿರೇಕ ಹಾಗೂ ಸಂದೇಶವಾಹಕರ ಆಜ್ಞೋಲ್ಲಂಘನೆಯ ಮಾತುಗಳನ್ನಾಡುತ್ತಾರೆ ಮತ್ತು ಇವರು ನಿಮ್ಮ ಬಳಿಗೆ ಬಂದಾಗ ಅಲ್ಲಾಹನು ನಿಮಗೆ ಸಲಾಮ್ ಮಾಡಿರದ ರೀತಿಯಲ್ಲಿ ನಿಮಗೆ ಸಲಾಮ್ ಮಾಡುತ್ತಾರೆ¹⁰ ಮತ್ತು ನಮ್ಮ ಈ ಮಾತುಗಳಿಗಾಗಿ ಅಲ್ಲಾಹನು ನಮಗೆ ಶಿಕ್ಷೆ ನೀಡುವುದಿಲ್ಲವೇಕೆ ಎಂದು ತಮ್ಮ ಮನಸ್ಸಿನೊಳಗೆ ಹೇಳಿಕೊಳ್ಳುತ್ತಾರೆ. ಅವರಿಗೆ ನರಕವೇ ಸಾಕು. ಅವರು ಅದಕ್ಕೇ ಇಂಧನವಾಗುವರು. ಅವರ ಗತಿಯು ತೀರಾ ಕೆಟ್ಟದ್ದಾಗಿರುವುದು.

9. ಇಲ್ಲಿಂದ 10ನೆಯ ಸೂಕ್ತದ ತನಕ ಮುಸ್ಲಿಮ್ ಸಮಾಜದಲ್ಲಿದ್ದ ಕಪಟವಿಶ್ವಾಸಿಗಳು ಅನುಸರಿಸಿದ್ದ ಧೋರಣೆಯನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ. ಮೇಲ್ನೋಟಕ್ಕೆ ಅವರು ಸತ್ಯವಿಶ್ವಾಸಿಗಳ ಜತೆ ಸೇರಿಕೊಂಡಿದ್ದರು. ಆದರೆ ಒಳಗೊಳಗೇ ತಮ್ಮದೇ ಆದ ಪ್ರತ್ಯೇಕ ಕೊಟವೊಂದನ್ನು ರಚಿಸಿದ್ದರು. ಮುಸ್ಲಿಮರು ನೋಡುವಾಗಲೆಲ್ಲಾ ಅವರು ಪರಸ್ಪರ ಕುಳಿತು ಗುಸುಗುಸು ಮಾತನಾಡಿಕೊಳ್ಳುತ್ತಿದ್ದರು. ಈ ಗುಪ್ತ ಸಮಾಲೋಚನೆಗಳ ಮೂಲಕ ಅವರು ಮುಸ್ಲಿಮರೊಳಗೆ ಒಡಕು ಉಂಟು ಮಾಡಲು, ಕ್ಷೋಭೆ ಹರಡಲು ಮತ್ತು ಭಯ ಹುಟ್ಟಿಸಲು ತರತರದ ಯೋಜನೆಗಳನ್ನು ಹೂಡುತ್ತಿದ್ದರು. ಹೊಸ ಹೊಸ ವದಂತಿಗಳನ್ನು ಹುಟ್ಟು ಹಾಕುತ್ತಿದ್ದರು.

10. ಇದು ಯಹೂದಿಯರ ಮತ್ತು ಕಪಟವಿಶ್ವಾಸಿಗಳ ಸಮಾನ ಧೋರಣೆಯಾಗಿತ್ತು. ಅನೇಕ ವರದಿಗಳಲ್ಲಿ ಬಂದಿರುವ ಪ್ರಕಾರ ಕೆಲವು ಯಹೂದಿಯರು ಪ್ರವಾದಿವರ್ಯರ(ಸ) ಬಳಿ ಹಾಜರಾಗಿ 'ಅಸ್ಸಾಮು ಅಲೈಕ ಯಾ ಅಬಲ್ ಕಾಸಿಮ್' ಎಂದರು. ಕೇಳುವವರು ಅವರು ಸಲಾಮ್ ಹೇಳಿದರೇನೋ ಎಂದು ಭಾವಿಸುವಂತೆ ಅವರು 'ಅಸ್ಸಾಮು ಅಲೈಕ'ವನ್ನು ಭಿನ್ನ ರೀತಿಯಲ್ಲಿ ಉಚ್ಚರಿಸಿದರು. ಆದರೆ ನಿಜವಾಗಿ ಅವರು 'ಸಾಮ್' ಎಂದು ಹೇಳಿದ್ದರು. ಅದರ ಅರ್ಥ 'ಮರಣವೆಂದಾಗಿದೆ.

وَاللّٰهُ عَلَىٰ كُلِّ شَيْءٍ شَهِيدٌ ﴿١٠﴾

أَلَمْ تَرَ أَنَّ اللَّهَ يَعْلَمُ مَا فِي السَّمٰوٰتِ
وَمَا فِي الْأَرْضِ ط مَا يَكُوْنُ مِنْ نَّجْوٰى
ثَلَاثَةٍ إِلَّا هُوَ رَٰعِيَهُمْ وَلَا خَسْفَةٍ إِلَّا
هُوَ سَٰدِسُهُمْ وَلَا آدْنٰى مِنْ ذٰلِكَ وَلَا
أَكْثَرَ إِلَّا هُوَ مَعَهُمْ آيٰنَ مَا كَانُوْا
ثُمَّ يَنْبِئُهُمْ بِمَا عَمِلُوْا يَوْمَ الْقِيٰمَةِ
إِنَّ اللَّهَ بِكُلِّ شَيْءٍ عَلِيْمٌ ﴿١١﴾

أَلَمْ تَرَ إِلَى الَّذِينَ نُهُوا عَنِ النَّجْوٰى
ثُمَّ يَعُوْدُوْنَ لِمَا نُهُوا عَنْهُ وَيَتَنَبَّجُوْنَ
بِالْآثِمِ وَالْعُدْوٰنِ وَمَعْصِيَةِ الرَّسُوْلِ
وَإِذَا جَآءُوكَ حَيَّوْكَ بِمَا لَمْ يُحَيِّكَ
بِهِ اللَّهُ ۗ وَيَقُوْلُوْنَ فِىٓ أَنْفُسِهِمْ لَوْلَا
يُعَذِّبُنَا اللَّهُ بِمَا نَقُوْلُ حَسْبُكُمْ جَهَنَّمُ
يَصْلُوْنَهَا فَيَسُّ الْمَصِيْرُ ﴿١٢﴾

9. ಸತ್ಯವಿಶ್ವಾಸಿಗಳೇ, ನೀವು ಪರಸ್ಪರ ರಹಸ್ಯ ಮಾತುಗಳನ್ನಾಡುವಾಗ ಪಾಪ, ಅತಿರೇಕ ಮತ್ತು ಸಂದೇಶವಾಹಕರ ಆಚ್ಛೋಲ್ಲಂಘನೆಯ ಮಾತುಗಳನ್ನಾಡಬೇಡಿ, ಪುಣ್ಯದ ಹಾಗೂ ಧರ್ಮನಿಷ್ಠೆಯ ಮಾತುಗಳನ್ನಾಡಿರಿ ಮತ್ತು ನಿಮ್ಮನ್ನು ಒಟ್ಟುಗೂಡಿಸಲ್ಪಡುವ ದಿನ ನೀವು ಯಾರ ಮುಂದೆ ಹಾಜರಾಗಲಿಕ್ಕಿದೆಯೋ ಆ ಅಲ್ಲಾಹನನ್ನು ಭಯಪಡಿರಿ.

يَا أَيُّهَا الَّذِينَ آمَنُوا إِذَا تَنَاجَيْتُمْ فَلَا تَتَنَاجَوْا بِالْإِثْمِ وَالْعُدْوَانِ وَمَعْصِيَتِ الرَّسُولِ وَتَنَاجَوْا بِالْبِرِّ وَالتَّقْوَى ۗ وَاتَّقُوا اللَّهَ الَّذِي إِلَيْهِ تُحْشَرُونَ ⑩

10. ಗುಪ್ತ ಸಮಾಲೋಚನೆಯು ಪೈಶಾಚಿಕ ಕೃತ್ಯವಾಗಿದೆ. ಸತ್ಯ ವಿಶ್ವಾಸಿಗಳು ಅದರಿಂದ ಬೇಸರಗೊಳ್ಳಲೆಂದು ಹಾಗೆ ಮಾಡಲಾಗುತ್ತದೆ. ಆದರೆ ಅಲ್ಲಾಹನ ಅನುಮತಿಯಿಲ್ಲದೆ ಅದು ಯಾವ ಹಾನಿಯನ್ನೂ ಮಾಡಲಾರದು. ಸತ್ಯವಿಶ್ವಾಸಿಗಳು ಅಲ್ಲಾಹನ ಮೇಲೆಯೇ ಭರವಸೆ ಇಡಬೇಕು.

إِنَّمَا النَّجْوَى مِنَ الشَّيْطَانِ لِيَحْزِنَ الَّذِينَ آمَنُوا وَكَيْسَ بَضَائِرِهِمْ شَيْئًا إِلَّا بِإِذْنِ اللَّهِ وَعَلَى اللَّهِ فَلْيَتَوَكَّلِ الْمُؤْمِنُونَ ⑪

11. ಸತ್ಯವಿಶ್ವಾಸಿಗಳೇ, ನಿಮ್ಮ ಸಭೆಗಳಲ್ಲಿ ಸ್ಥಳಾವಕಾಶ ಮಾಡಿಕೊಡಿರೆಂದು ನಿಮ್ಮೊಡನೆ ಹೇಳಿದಾಗ ಸ್ಥಳಾವಕಾಶ ಮಾಡಿಕೊಡಿರಿ. ಅಲ್ಲಾಹನು ನಿಮಗೆ ವಿಶಾಲತೆಯನ್ನು ದಯಪಾಲಿಸುವನು.¹¹ ನಿಮ್ಮೊಡನೆ ಎದ್ದುಬಿಡಿರಿ ಎಂದಾಗ ಎದ್ದು ಬಿಡಿರಿ.¹² ನಿಮ್ಮ ಪೈಕಿ ಸತ್ಯವಿಶ್ವಾಸವುಳ್ಳವರಿಗೆ ಮತ್ತು ಜ್ಞಾನವು ನೀಡಲ್ಪಟ್ಟಿರುವವರಿಗೆ ಅಲ್ಲಾಹನು ಉನ್ನತ ಪದವಿಗಳನ್ನು ದಯಪಾಲಿಸುವನು ಮತ್ತು ನೀವು ಮಾಡುತ್ತಿರುವುದೆಲ್ಲವೂ ಅಲ್ಲಾಹನಿಗೆ ತಿಳಿದಿದೆ.

يَا أَيُّهَا الَّذِينَ آمَنُوا إِذَا قِيلَ لَكُمْ تَفَسَّحُوا فِي الْمَجَالِسِ فَافْسَحُوا يَفْسَحِ اللَّهُ لَكُمْ ۗ وَإِذَا قِيلَ انشُرُوا فَاَنْشُرُوا يَرْفَعِ اللَّهُ الَّذِينَ آمَنُوا مِنْكُمْ وَالَّذِينَ أُوتُوا الْعِلْمَ دَرَجَاتٍ ۗ وَاللَّهُ بِمَا تَعْمَلُونَ خَبِيرٌ ⑫

12. ಸತ್ಯವಿಶ್ವಾಸಿಗಳೇ, ನೀವು ಸಂದೇಶವಾಹಕರೊಡನೆ ಏಕಾಂತದಲ್ಲಿ ಮಾತಾಡುವಾಗ, ಮಾತಾಡುವುದಕ್ಕೆ ಮುಂಚೆ ದಾನಧರ್ಮ ಮಾಡಿರಿ.¹³ ಇದು ನಿಮ್ಮ ಪಾಲಿಗೆ ಹೆಚ್ಚು ಉತ್ತಮವೂ ಪರಿಶುದ್ಧವೂ ಆಗಿದೆ. ನಿಮ್ಮ ಬಳಿ ದಾನಧರ್ಮ ಮಾಡಲು ಏನೂ ಇಲ್ಲದಿದ್ದರೆ, ಅಲ್ಲಾಹನು ಮಹಾಕ್ಷಮಾಶೀಲನೂ ಕರುಣಾ ನಿಧಿಯೂ ಆಗಿರುತ್ತಾನೆ.

يَا أَيُّهَا الَّذِينَ آمَنُوا إِذَا تَنَاجَيْتُمُ الرَّسُولَ فَقَدِّمُوا بَيْنَ يَدَيْ نَجْوَاكُمْ صَدَقَةٌ ۚ ذَلِكَ خَيْرٌ لَّكُمْ وَأَطْهَرٌ ۗ فَإِن لَّمْ تَجِدُوا فَإِنَّ اللَّهَ غَفُورٌ رَّحِيمٌ ⑬

11. ಅಲ್ಲಾಹ್ ಮತ್ತು ಅವನ ಪ್ರವಾದಿ ಮುಸ್ಲಿಮರಿಗೆ ಕಲಿಸಿರುವ ಶಿಷ್ಟಾಚಾರಗಳಲ್ಲಿ ಇದೂ ಸೇರಿದೆ. ಮೊದಲೇ ಕೆಲವು ಮಂದಿ ಕುಳಿತುಕೊಂಡಿರುವ ಸಭೆಗೆ ನಂತರ ಇನ್ನಷ್ಟು ಜನರು ಬಂದರೆ ಹೊಸತಾಗಿ ಬರುವವರಿಗೆ ಸ್ಥಳಾವಕಾಶ ಮಾಡಿಕೊಡುವ ಮತ್ತು ಸಾಧ್ಯವಿರುವಷ್ಟು ಹತ್ತಿರವಾಗಿ ಜಾಗ ಮಾಡಿಕೊಡುವ ನಾಗರಿಕ ಪ್ರವೃತ್ತಿ ಕುಳಿತವರಲ್ಲಿ ಇರಬೇಕು. ಹಾಗೆಯೇ ನಂತರ ಬರುವವರಲ್ಲಿಯೂ ಬಲವಂತದಿಂದ ನುಗ್ಗಿರುವ ಮತ್ತು ಯಾರನ್ನಾದರೂ ಎಬ್ಬಿಸಿ ಕೂರಲು ಪ್ರಯತ್ನಿಸಿರುವವು ಸಭ್ಯತೆ ಇರಬೇಕು.

12. ಅರ್ಥಾತ್- ಸಭೆಯನ್ನು ವಿಸರ್ಜಿಸಲು ಹೇಳಿದಾಗ ಎದ್ದು ನಿಲ್ಲಬೇಕು. ಅಲ್ಲೇ ಸ್ಥಿರವಾಗಿ ಕುಳಿತಿರಬಾರದು.

13. ಹ. ಅಬ್ದುಲ್ಲಾ ಬಿನ್ ಅಬ್ದುಸಾರ(ರ) ಪ್ರಕಾರ ಈ ಆಜ್ಞೆಗೆ ಕಾರಣವೇನೆಂದರೆ ಜನರು ಬಹಳ ಹೆಚ್ಚು ಮತ್ತು ಅನವಶ್ಯಕವಾಗಿ ಪ್ರವಾದಿವರ್ಯರನ್ನು(ಸ) ಏಕಾಂತದಲ್ಲಿ ಭೇಟಿಯಾಗ ಬಯಸುತ್ತಿದ್ದರು.

13. ಏಕಾಂತದಲ್ಲಿ ಮಾತುಕತೆ ನಡೆಸುವುದಕ್ಕೆ ಮುಂಚೆ ದಾನಧರ್ಮ ಮಾಡಬೇಕೆಂಬ ಬಗ್ಗೆ ನೀವು ಹೆದರಿಬಿಟ್ಟಿರಾ? ಸರಿ, ನೀವು ಹಾಗೆ ಮಾಡದಿದ್ದರೆ- ಅಲ್ಲಾಹನು ಅದರ ಬಗ್ಗೆ ನಿಮ್ಮನ್ನು ಕ್ಷಮಿಸಿ ಬಿಟ್ಟನು - ನಮಾಝನ್ನು ಸಂಸ್ಥಾಪಿಸಿರಿ, ಝಕಾತ್ ಕೊಡುತ್ತಲಿರಿ ಮತ್ತು ಅಲ್ಲಾಹ್ ಹಾಗೂ ಸಂದೇಶವಾಹಕರ ಅನುಸರಣೆ ಮಾಡುತ್ತಲಿರಿ. ನೀವು ಮಾಡುತ್ತಿರುವುದೆಲ್ಲವನ್ನೂ ಅಲ್ಲಾಹನು ಅರಿತಿರುತ್ತಾನೆ.¹⁴

ءَأَشْفَقْتُمْ أَنْ تُقَدِّمُوا بَيْنَ يَدَيْ
نَجْوَاكُمْ صَدَقْتُمْ فَأَذْكَمَ تَفَعَلُوا
وَتَابَ اللَّهُ عَلَيْكُمْ فَأَقِيمُوا الصَّلَاةَ
وَأْتُوا الزَّكَاةَ وَاطِيعُوا اللَّهَ وَرَسُولَهُ
وَاللَّهُ خَبِيرٌ بِمَا تَعْمَلُونَ ﴿١٣﴾

14. ಅಲ್ಲಾಹನ ಕ್ರೋಧಕ್ಕೊಳಗಾಗಿರುವಂತಹ ಒಂದು ಕೂಟವನ್ನು ಮಿತ್ರರಾಗಿ ಮಾಡಿ ಕೊಂಡವರನ್ನು ಕಂಡಿರಾ? ಅವರು ನಿಮ್ಮವರೂ ಅಲ್ಲ, ಅವರ ಕಡೆಯವರೂ ಅಲ್ಲ. ಅವರು ತಿಳಿದೂ ತಿಳಿದೂ ಸುಳ್ಳು ಆಣೆ ಹಾಕುತ್ತಾರೆ.

أَلَمْ تَرَ إِلَى الَّذِينَ تَوَلَّوْا قَوْمًا غَضِبَ
اللَّهُ عَلَيْهِمْ ط مَا هُمْ مِنْكُمْ وَلَا مِنْهُمْ
وَيَحْلِفُونَ عَلَى الْكُذِبِ وَهُمْ يَعْلَمُونَ ﴿١٤﴾

15. ಅಲ್ಲಾಹನು ಅವರಿಗಾಗಿ ಕಠಿಣ ಯಾತನೆಯನ್ನು ಸಿದ್ಧಪಡಿಸಿಟ್ಟಿರುವನು. ಅವರು ಮಾಡುತ್ತಿರುವ ಕೃತ್ಯಗಳು ಅತ್ಯಂತ ಕೆಟ್ಟವು.

أَعَدَّ اللَّهُ لَهُمْ عَذَابًا شَدِيدًا إِنَّهُمْ
سَاءَ مَا كَانُوا يَعْمَلُونَ ﴿١٥﴾

16. ಅವರು ತಮ್ಮ ಆಣೆಗಳನ್ನು ಗುರಾಣಿಯಾಗಿ ಮಾಡಿಕೊಂಡಿದ್ದಾರೆ. ಅದರ ಮರೆಯಲ್ಲಿ ಅವರು ಜನರನ್ನು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೆ. ಇದಕ್ಕಾಗಿ ಅವರಿಗೆ ಅಪಮಾನಕರ ಯಾತನೆಯಿದೆ.

اتَّخَذُوا آيَاتِنَاهُمْ جُثَّةً فَصَدُّوا عَنْ
سَبِيلِ اللَّهِ فَالَهُمْ عَذَابٌ مُهِينٌ ﴿١٦﴾

17. ಅವರ ಸಂಪತ್ತಾಗಲಿ, ಸಂತಾನಗಳಾಗಲಿ ಅವರನ್ನು ಅಲ್ಲಾಹನಿಂದ ರಕ್ಷಿಸಲು ಕಿಂಚಿತ್ತೂ ಉಪಯುಕ್ತವಾಗಲಾರವು. ಅವರು ನರಕಾಗ್ನಿಯವರು. ಅವರು ಸದಾ ಅದರಲ್ಲೇ ಇರುವರು.

لَنْ نُغْنِيَ عَنْهُمْ أَمْوَالُهُمْ وَلَا أَوْلَادُهُمْ
مِّنَ اللَّهِ شَيْئًا ط أُولَئِكَ أَصْحَابُ النَّارِ
هُمْ فِيهَا خَالِدُونَ ﴿١٧﴾

18. ಅಲ್ಲಾಹನು ಅವರೆಲ್ಲರನ್ನೂ ಎಬ್ಬಿಸುವೆಂದು ಅವರು ನಿಮ್ಮ ಮುಂದೆ ಆಣೆ ಹಾಕಿದಂತೆಯೇ ಅವನ ಮುಂದೆಯೂ ಹಾಕುವರು ಮತ್ತು ಇದರಿಂದ ತಮ್ಮ ಕಾರ್ಯವೇನಾದರೂ ಸಾಧಿಸಲ್ಪಡುವುದೆಂದು ಅವರು ಭಾವಿಸುವರು. ಚೆನ್ನಾಗಿ ತಿಳಿದುಕೊಳ್ಳಿರಿ, ಅವರು ಅತ್ಯಂತ ನಿಕೃಷ್ಟ ಸುಳ್ಳುಗಾರರಾಗಿದ್ದಾರೆ.

يَوْمَ يَبْعَهُمُ اللَّهُ جَمِيعًا فَيَحْلِفُونَ لَهُ
كَمَا يَحْلِفُونَ لَكُمْ وَيَحْسَبُونَ أَنَّهُمْ
عَلَىٰ شَيْءٍ ط أَلَا إِنَّهُمْ هُمُ الْكَاذِبُونَ ﴿١٨﴾

14. ಈ ಎರಡನೆಯ ಆಜ್ಞೆ ಪೂರ್ವೋಕ್ತ ಆಜ್ಞೆಯ ಅನತಿ ಕಾಲದ ನಂತರ ಅವತೀರ್ಣಗೊಂಡಿತು. ಆ ಮೂಲಕ ಕಡ್ಡಾಯ ದಾನವನ್ನು ರದ್ದುಪಡಿಸಲಾಯಿತು. ದಾನಕೊಡುವ ಆಜ್ಞೆ ಎಷ್ಟು ಅವಧಿಯ ವರೆಗಿತ್ತು ಎಂಬ ಬಗ್ಗೆ ಭಿನ್ನಾಭಿಪ್ರಾಯವಿದೆ. 'ಕತಾದಃ'ರ ಪ್ರಕಾರ ಈ ಆಜ್ಞೆ ಒಂದು ದಿನಕ್ಕಿಂತಲೂ ಕಡಿಮೆ ಅವಧಿ ಬಾಕಿಯುಳಿದಿತ್ತು. ಮುಕಾತಿಲ್ ಬಿನ್ ಹಯ್ಯಾನ್‌ರ ಪ್ರಕಾರ ಹತ್ತು ದಿನವಿತ್ತು. ಇದು, ಉಲ್ಲೇಖಿಸಲ್ಪಟ್ಟ ವರದಿಗಳ ಪೈಕಿ ಈ ಆಜ್ಞೆ ಜಾರಿಯಲ್ಲಿದ್ದ ಕುರಿತು ಇರುವ ಅತ್ಯಂತ ಗರಿಷ್ಠ ಅವಧಿಯಾಗಿದೆ.

19. ಶೈತಾನನು ಅವರನ್ನು ಆಕ್ರಮಿಸಿಕೊಂಡಿದ್ದಾನೆ ಮತ್ತು ಅವನು ಅಲ್ಲಾಹನ ಸ್ಮರಣೆಯನ್ನು ಅವರ ಮನದಿಂದ ಮರೆಸಿಬಿಟ್ಟಿದ್ದಾನೆ. ಅವರು ಶೈತಾನನ ಪಕ್ಷದವರು. ಎಚ್ಚರಿಕೆ! ಶೈತಾನನ ಪಕ್ಷದವರೇ ನಷ್ಟಕ್ಕೊಳಗಾಗುವವರು.
20. ಅಲ್ಲಾಹ್ ಮತ್ತು ಅವನ ಸಂದೇಶವಾಹಕರನ್ನು ವಿರೋಧಿಸುವವರು ಖಂಡಿತವಾಗಿಯೂ ಅತ್ಯಂತ ನಿಕೃಷ್ಟ ಜೀವಿಗಳಾಗಿದ್ದಾರೆ.
21. ನಾನು ಮತ್ತು ನನ್ನ ಸಂದೇಶವಾಹಕರೇ ವಿಜಯಿಗಳಾಗುವೆವೆಂದು ಅಲ್ಲಾಹನು ವಿಧಿ ಬರೆದು ಬಿಟ್ಟಿರುವನು. ವಾಸ್ತವದಲ್ಲಿ ಅಲ್ಲಾಹನು ಅತ್ಯಂತ ಬಲಿಷ್ಠನೂ ಅಜೇಯನೂ ಆಗಿರುತ್ತಾನೆ.
22. ಅಲ್ಲಾಹ್ ಮತ್ತು ಪರಲೋಕದ ಮೇಲೆ ವಿಶ್ವಾಸವಿರುವವರು ಅಲ್ಲಾಹ್ ಮತ್ತು ಅವನ ಸಂದೇಶವಾಹಕರನ್ನು ವಿರೋಧಿಸಿದವರನ್ನು ಪ್ರೀತಿಸುವುದನ್ನು ನೀವೆಂದೂ ಕಾಣಲಾರಿರಿ - ಅಂಥವರು, ಅವರ ತಂದೆ, ಪುತ್ರರು, ಸಹೋದರರು ಮತ್ತು ಆಪ್ತಬಂಧುಗಳೇ ಆಗಿದ್ದರೂ ಸರಿಯೇ. ಅವರ ಹೃದಯಗಳಲ್ಲಿ ಅಲ್ಲಾಹನು ಸತ್ಯ ವಿಶ್ವಾಸವನ್ನು ಅಚ್ಚೊತ್ತಿ ಬಿಟ್ಟಿರುತ್ತಾನೆ. ಮಾತ್ರವಲ್ಲದೆ, ತನ್ನ ಕಡೆಯಿಂದ ಒಂದು ಆತ್ಮವನ್ನು ಪ್ರದಾನ ಮಾಡಿ ಅವರಿಗೆ ಶಕ್ತಿಯನ್ನೊದಗಿಸಿದ್ದಾನೆ. ಅವನು ಅವರನ್ನು, ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಗೊಳಿಸುವನು. ಅವುಗಳಲ್ಲಿ ಅವರು ಸದಾಕಾಲ ವಾಸಿಸುವರು. ಅಲ್ಲಾಹನು ಅವರಿಂದ ಪ್ರಸನ್ನನಾದನು ಮತ್ತು ಅವರು ಅಲ್ಲಾಹನಿಂದ ಪ್ರಸನ್ನರಾದರು. ಅವರು ಅಲ್ಲಾಹನ ಪಕ್ಷದವರು. ತಿಳಿಯಿರಿ, ಅಲ್ಲಾಹನ ಪಕ್ಷದವರೇ ವಿಜಯಿಗಳಾಗುವರು.

اسْتَحْوَذَ عَلَيْهِمُ الشَّيْطَانُ فَأَنسَاهُمْ
ذِكْرَ اللَّهِ وَلِيكَ حِزْبُ الشَّيْطَانِ لَا
إِنَّ حِزْبَ الشَّيْطَانِ هُمُ الْخٰسِرُونَ ﴿١٩﴾

إِنَّ الَّذِينَ يُحَادِّثُونَ اللَّهَ وَرَسُولَهُ
أُولَئِكَ فِي الْأَذْكَٰلِينَ ﴿٢٠﴾

كَتَبَ اللَّهُ لَا غَلْبَ لَنَا وَرَسُولِنَا إِنَّ اللَّهَ
قَوِيٌّ عَزِيزٌ ﴿٢١﴾

لَا تَجِدُ قَوْمًا يُؤْمِنُونَ بِاللَّهِ وَالْيَوْمِ
الْآخِرِ يُوَادُّونَ مَنْ حَادَّ اللَّهَ وَرَسُولَهُ
وَلَوْ كَانُوا آبَاءَهُمْ أَوْ أَبْنَاءَهُمْ أَوْ
إِخْوَانَهُمْ أَوْ عَشِيرَتَهُمْ أُولَئِكَ كَتَبَ
فِي قُلُوبِهِمُ الْإِيمَانَ وَأَيَّدَهُمْ
بِرُوحٍ مِّنْهُ وَيُدْخِلُهُمْ جَنَّاتٍ تَجْرِي
مِنْ تَحْتِهَا الْأَنْهَارُ خَالِدِينَ فِيهَا
رَضِيَ اللَّهُ عَنْهُمْ وَرَضُوا عَنْهُ أُولَئِكَ حِزْبُ
اللَّهِ أَلَا إِنَّ حِزْبَ اللَّهِ هُمُ الْمُفْلِحُونَ ﴿٢٢﴾

<p>ತಮ್ಮ ಮನೆಗಳನ್ನು ಹಾಳುಗಡಹುತ್ತಿದ್ದರು. ಆದುದರಿಂದ ಕಣ್ಣುಳ್ಳವರೇ ಪಾಠ ಕಲಿಯಿರಿ.</p>	<p>بِأَيْدِيهِمْ وَأَيْدِي الْمُؤْمِنِينَ فَاعْتَبِرُوا يَا أُولِي الْأَبْصَارِ ①</p>
<p>3. ಅಲ್ಲಾಹನು ಅವರ ಪಾಲಿಗೆ ದೇಶಭ್ರಷ್ಟತೆಯನ್ನು ವಿಧಿಸದಿರುತ್ತಿದ್ದರೆ ಈ ಲೋಕದಲ್ಲೇ ಅವರಿಗೆ ಯಾತನೆ ಕೊಟ್ಟು ಬಿಡುತ್ತಿದ್ದನು³ ಮತ್ತು ಪರಲೋಕದಲ್ಲಂತು ಅವರಿಗೆ ನರಕಾಗ್ನಿಯ ಯಾತನೆ ಇದ್ದೇ ಇದೆ.</p>	<p>وَكَوْلَا أَنْ كَتَبَ اللَّهُ عَلَيْهِمُ الْجَلَآءَ لَعَدَّ لَهُمْ فِي الدُّنْيَا وَالْآخِرَةِ عَذَابَ النَّآرِ ②</p>
<p>4. ಅವರು ಅಲ್ಲಾಹ್ ಮತ್ತು ಅವನ ಸಂದೇಶವಾಹಕರನ್ನು ಎದುರಿಸಿದ್ದರಿಂದ ಇದೆಲ್ಲ ಸಂಭವಿಸಿತು. ಅಲ್ಲಾಹನನ್ನು ಯಾರೇ ಎದುರಿಸಿದರೂ ಅಲ್ಲಾಹನು ಅವನಿಗೆ ಶಿಕ್ಷೆ ಕೊಡುವುದರಲ್ಲಿ ಕಠೋರನು.</p>	<p>ذٰلِكَ بِأَنَّهُمْ شَآقُوا اللَّهَ وَرَسُولَهُ وَمَنْ يُشَآقِ اللَّهَ فَإِنَّ اللَّهَ شَدِيدُ الْعِقَابِ ③</p>
<p>5. ನೀವು ಖಜೂರದ ಮರಗಳನ್ನು ಕಡಿದುದು ಅಥವಾ ಅವುಗಳ ಕಾಂಡಗಳಲ್ಲಿ ನಿಲ್ಲಲು ಬಿಟ್ಟುದು ಇವೆಲ್ಲವೂ ಅಲ್ಲಾಹನ ಅನುಮತಿಯಿಂದಲೇ ಆಗಿತ್ತು⁴ ಮತ್ತು 'ವಚನಭ್ರಷ್ಟ'ರನ್ನು ಅಪಮಾನಿಸಲಿಕ್ಕಾಗಿ (ಅಲ್ಲಾಹನು ಈ ಅನುಮತಿ ನೀಡಿದನು).⁵</p>	<p>مَا قَطَعْتُمْ مِنْ لَيْتَةٍ أَوْ نَرَكْتُمْ هَا قَائِمَةً عَلَى أَصُولِهَا فَبِآذِنِ اللَّهِ وَلِيُخْرِجَ الْفٰسِقِينَ ④</p>
<p>6. ಅಲ್ಲಾಹನು⁶ ಅವರ ವಶದಿಂದ ತೆಗೆದು ತನ್ನ ಸಂದೇಶವಾಹಕರ</p>	<p>وَمَا آفَاءَ اللَّهِ عَلَى رَسُولِهِ مِنْهُمْ فَمَا</p>
<p>3. ಲೋಕದ ಯಾತನೆಯೆಂದರೆ ಅವರ ನಾಮಾವಶೇಷವಾಗಿದೆ. ಅವರು ಸಂಧಾನದ ಮೂಲಕ ಪ್ರಾಣ ರಕ್ಷಣೆ ಮಾಡಿಕೊಳ್ಳುವ ಬದಲು ಯುದ್ಧ ಮಾಡುತ್ತಿದ್ದರೆ ಸಂಪೂರ್ಣವಾಗಿ ನಾಶವಾಗಿ ಬಿಡುತ್ತಿದ್ದರು.</p> <p>4. ಮುಸ್ಲಿಮರು ಮುತ್ತಿಗೆ ಹಾಕುವ ಬದಲು ಅದಕ್ಕೆ ಯಾವುದೇ ರೀತಿಯ ಅಡಚಣೆಯುಂಟಾಗದಿರಲು ಬನೀನರೀಫ್ ಗ್ರಾಮದ ಸುತ್ತಮುತ್ತಲ ಪ್ರದೇಶದಲ್ಲಿದ್ದ ಖಜೂರದ ತೋಟದ ಅನೇಕ ಮರಗಳನ್ನು ಕಡಿದು ಹಾಕಿದರು, ಇಲ್ಲವೇ ಬೆಂಕಿ ಹಚ್ಚಿದರು. ಸೇನಾ ಕಾರ್ಯಾಚರಣೆಗೆ ಅಡಚಣೆಯುಂಟು ಮಾಡದಂತಹ ಮರಗಳನ್ನು ಹಾಗೆಯೇ ಬಿಟ್ಟು ಬಿಡಲಾಯಿತು. ಇದರಿಂದಾಗಿ ಮದೀನಾದ ಕಪಟವಿಶ್ವಾಸಿಗಳು ಮತ್ತು ಯಹೂದಿಯರು ಮುಹಮ್ಮದ್‌ರು(ಸ) ಭೂಮಿಯಲ್ಲಿ ಕ್ಷೋಭೆಯುಂಟು ಮಾಡುವುದರಿಂದ ತಡೆಯುತ್ತಾರೆ. ಆದರೆ ಇದೇನು! ಹಸಿರಿನಿಂದ ನಳನಳಿಸುವ ಫಲಭರಿತ ಮರಗಳನ್ನು ಕಡಿಯಲಾಗುತ್ತಿದೆ. ಇದು ಭೂಮಿಯಲ್ಲಿ ಕ್ಷೋಭೆಯುಂಟು ಮಾಡುವುದಲ್ಲದಿದ್ದರೆ ಮತ್ತೇನು ಎಂದು ಗುಲ್ಲೆಬ್ಬಿಸಿದರು. ಅದಕ್ಕಾಗಿ ಅಲ್ಲಾಹನು ನೀವು ಮರಗಳನ್ನು ಕಡಿದುದಾಗಲಿ ಅಥವಾ ಹಾಗೆಯೇ ಇರಲು ಬಿಟ್ಟಿದ್ದಾಗಲಿ ಅಸಿಂಧು ಕಾರ್ಯವಲ್ಲ. ಬದಲಾಗಿ ಅವೆರಡೂ ಅಲ್ಲಾಹನ ಇಚ್ಛೆಗೆ ಅನುಸಾರವಾಗಿದೆ ಎಂಬ ವಾಣಿಯನ್ನು ಅವತೀರ್ಣಗೊಳಿಸಿದನು. ಈ ವಿಷಯದ ಬಗ್ಗೆಯೇ ಈ ಸೂಕ್ತದಲ್ಲಿ ಸೂಚಿಸಲಾಗಿದೆ.</p> <p>5. ಅರ್ಥಾತ್- ಆ ಮರಗಳನ್ನು ಕಡಿಯುವುದರಿಂದಲೂ ಕಡಿಯದಿರುವುದರಿಂದಲೂ ಅವರು ನಿಂದ್ಯರಾಗಬೇಕೆಂದು ಅಲ್ಲಾಹನ ಇಚ್ಛೆಯಾಗಿತ್ತು. ಮರಗಳನ್ನು ಕಡಿಯುವ ಮೂಲಕ ಅವರ ನಿಂದ್ಯತೆ ಹೇಗೆಂದರೆ ಅವರು ಸ್ವಕರಗಳ ಮೂಲಕ ಯಾವ ತೋಟವನ್ನು ನೆಟ್ಟು ಬೆಳೆಸಿದ್ದರೋ ಮತ್ತು ದೀರ್ಘ ಕಾಲದಿಂದ ಯಾವ ತೋಟಗಳ ಒಡೆತನವನ್ನು ಹೊಂದಿದ್ದರೋ ಅದನ್ನು ಅವರ ಕಣ್ಣು ಮುಂದೆಯೇ ಕಡಿಯಲಾಗುತ್ತಿದೆ ಮತ್ತು ಕಡಿಯುವವರನ್ನು ತಡೆಯುವಲ್ಲಿ ಅವರು ಅಸಹಾಯಕರಾಗಿದ್ದಾರೆ. ಮರಗಳನ್ನು ಕಡಿಯದಿರುವ ಮೂಲಕ ಆಗುವ ನಿಂದ್ಯತೆ ಹೇಗೆಂದರೆ ನಿನ್ನೆಯ ತನಕ ತಮ್ಮ ಒಡೆತನದಲ್ಲಿದ್ದ ಹಸಿರು ನಸಿರಾದ ತೋಟಗಳು ಇಂದು ಮುಸ್ಲಿಮರ ವಶವಾಗುತ್ತಿರುವುದನ್ನು ಅವರು ಮದೀನಾದಿಂದ ಹೊರಡುವಾಗ ಕಣ್ಣಾರೆ ಕಾಣುತ್ತಿದ್ದರು. ಅವರಿಗೆ ಸಾಧ್ಯವಿರುತ್ತಿದ್ದರೆ ಅವರು ಒಂದು ಮರವೂ ಸುರಕ್ಷಿತವಾಗುಳಿದು ಮುಸ್ಲಿಮರ ವಶವಾಗದಂತೆ ಅದನ್ನು ಸರ್ವನಾಶಗೊಳಿಸಿ ಹೋಗುತ್ತಿದ್ದರು. ಆದರೆ ತಮ್ಮ ಅಸಹಾಯಕ ಪರಿಸ್ಥಿತಿಯಲ್ಲಿ ಅವರು ಎಲ್ಲವನ್ನೂ ಹಾಗೆಯೇ ಬಿಟ್ಟು ಹತಾಶರಾಗಿ ಹೊರಟು ಹೋದರು.</p> <p>6. ಮೊದಲು ಬನೀನರೀಫ್‌ನ ಅಧೀನವಿದ್ದ ಮತ್ತು ಅವರ ದೇಶಾಂತರದ ಬಳಿಕ ಇಸ್ಲಾಮ್‌ನ ಸರಕಾರದ ಅಧೀನಕ್ಕೆ ಬಂದ ಆಸ್ತಿಪಾಸ್ತಿ</p>	

ಕಡೆಗೆ ಮರಳಿಸಿದ ಸೊತ್ತು⁷ ನೀವು ಕುದುರೆಗಳನ್ನು ಮತ್ತು ಒಂಟೆಗಳನ್ನು ಓಡಿಸಿ ಗಳಿಸಿದ ಸೊತ್ತಲ್ಲ. ವಾಸ್ತವದಲ್ಲಿ ಅಲ್ಲಾಹನು ತನ್ನ ಸಂದೇಶವಾಹಕರುಗಳಿಗೆ ತಾನಿಚ್ಛಿಸಿದವರ ಮೇಲೆ ಪ್ರಾಬಲ್ಯವನ್ನು ನೀಡುತ್ತಾನೆ ಮತ್ತು ಅಲ್ಲಾಹನು ಸಕಲ ವಿಷಯಗಳಿಗೆ ಸಾಮರ್ಥ್ಯವುಳ್ಳವನು.⁸

أَوْ جَفَّمُ عَلَيْهِ مِنْ حَيْلٍ وَلَا رِكَابٍ
وَلَكِنَّ اللَّهَ يُسَلِّطُ رُسُلَهُ عَلَى مَنْ
يَشَاءُ وَاللَّهُ عَلَى كُلِّ شَيْءٍ قَدِيرٌ^①

7. ಅಲ್ಲಾಹನು ನಾಡುಗಳ ಜನರಿಂದ ತನ್ನ ಸಂದೇಶವಾಹಕರ ಕಡೆಗೆ ಮರಳಿಸಿದ್ದೆಲ್ಲವೂ ಅಲ್ಲಾಹ್ ಮತ್ತು ಸಂದೇಶವಾಹಕರಿಗಾಗಿದೆ ಹಾಗೂ ಸಂಬಂಧಿಕರು,⁹ ಅನಾಥರು, ದರಿದ್ರರು ಮತ್ತು ಪ್ರಯಾಣಿಕರಿಗಾಗಿದೆ. (ಅದು) ನಿಮ್ಮ ಶ್ರೀಮಂತರ ನಡುವೆ ಮಾತ್ರ ಚಲಿಸುತ್ತ ಇರಬಾರದೆಂದು (ಹೀಗೆ ಮಾಡಲಾಗಿದೆ)¹⁰ ರಸೂಲರು ನಿಮಗೆ ಏನು ಕೊಡುವರೋ ಅದನ್ನು ಸ್ವೀಕರಿಸಿಕೊಳ್ಳಿರಿ ಮತ್ತು ಯಾವುದರಿಂದ ಅವರು ನಿಮ್ಮನ್ನು ತಡೆಯುವರೋ ಅದರಿಂದ

مَا آفَاءَ اللَّهِ عَلَى رَسُولِهِ مِنْ أَهْلِ
الْقُرْبَىٰ قُلُوبِهِ وَاللَّيْلِ وَاللَّيْلِ وَاللَّيْلِ
وَاللَّيْلِ وَاللَّيْلِ وَاللَّيْلِ وَاللَّيْلِ
كُلٌّ لَا يَكُونُ دُولَةً بَيْنَ الْأَغْنِيَاءِ
مِنْكُمْ وَمَا أَتَاكُمْ الرَّسُولُ فَخُذُوا

ಮತ್ತು ಸೊತ್ತುಗಳ ಬಗ್ಗೆ ಇಲ್ಲಿ ಪ್ರಸ್ತಾಪಿಸಲಾಗುತ್ತಿದೆ. ಇಲ್ಲಿಂದ 10ನೆಯ ಸೂಕ್ತದ ತನಕ ಅವುಗಳ ವ್ಯವಸ್ಥೆ ಹೇಗಿರಬೇಕು ಎಂದು ಅಲ್ಲಾಹನು ತಿಳಿಸಿದ್ದಾನೆ.

7. ಈ ಭೂಮಿ ಮತ್ತು ಅಂದು ಒಳಗೊಂಡಿರುವ ಸಕಲ ವಸ್ತುಗಳು ವಾಸ್ತವದಲ್ಲಿ ಅಲ್ಲಾಹನ ಧಿಕ್ಕಾರಿಗಳ ಸೊತ್ತಲ್ಲ ಎಂದು ಈ ಪದಗಳು ಸಾರಿ ಹೇಳುತ್ತಿವೆ. ಆದ್ದರಿಂದ ಸತ್ಯದಿಂದ ಕೂಡಿದ ಧರ್ಮಸಮ್ಮತವಾದ ಯುದ್ಧವೊಂದರ ಮೂಲಕ ಸತ್ಯನಿಷೇಧಿಗಳ ಕೈಯಿಂದ ಸತ್ಯವಿಶ್ವಾಸಿಗಳ ವಶಕ್ಕೆ ಬಂದ ಸೊತ್ತು ವಿತ್ತಗಳ ನಿಜವಾದ ಸ್ವಿತಿ ಹೇಗಿದೆಯೆಂದರೆ, ಅದರ ಒಡೆಯನು ಅದನ್ನು ತನ್ನ ಕೃತಘ್ನ ಮತ್ತು ಧಿಕ್ಕಾರಿಗಳಾದ ದಾಸರ ಕೈಯಿಂದ ತೆಗೆದು ಆಜ್ಞಾಸಾರಿಗಳಾದ ದಾಸರ ಕೈಗೆ ಮರಳಿಸಿದನು. ಆದ್ದರಿಂದಲೇ ಆ ಸೊತ್ತು ವಿತ್ತಗಳನ್ನು ಇಸ್ಲಾಮಿ ಕಾನೂನಿನ ಪಾರಿಭಾಷಿಕದಲ್ಲಿ 'ಫಯ್' (ಮರಳಿಸಿ ತರಲಾದ ಸೊತ್ತು) ಎನ್ನಲಾಗಿದೆ.
8. ಅರ್ಥಾತ್- ಯಾವುದೇ ಹೋರಾಟ ನಡೆಸುವ ಸೇನೆಯ ಜಂಘಾಬಲದಿಂದಾಗಿ ಈ ಸೊತ್ತು ಮುಸ್ಲಿಮರ ವಶವಾಗಿಲ್ಲ. ಬದಲಾಗಿ ಅಲ್ಲಾಹನು ತನ್ನ ಪ್ರವಾದಿ ಮತ್ತವರ ಸಮುದಾಯ ಹಾಗೂ ಅವರು ಸ್ಥಾಪಿಸಿರುವಂತಹ ವ್ಯವಸ್ಥೆಗೆ ದಯಪಾಲಿಸಿರುವ ಸಾಮೂಹಿಕ ಶಕ್ತಿಯಿಂದಾಗಿ ಇದು ಸಾಧ್ಯವಾಗಿದೆ. ಆದ್ದರಿಂದ ಇದು ಸಮರಾರ್ಜಿತ ಸೊತ್ತಿಗಿಂತ ಭಿನ್ನ ಸ್ವರೂಪದ್ದಾಗಿದೆ. ಸಮರಾರ್ಜಿತ ಸೊತ್ತಿನಂತೆ ಅದನ್ನೂ ಪರಸ್ಪರದಲ್ಲಿ ವಿತರಣೆ ಮಾಡಿಕೊಳ್ಳಲು ಸೇನೆಗೆ ಅಧಿಕಾರವಿಲ್ಲ. ಹೀಗೆ ಶರೀಅತ್‌ನಲ್ಲಿ ಸಮರಾರ್ಜಿತ ಸೊತ್ತು ಮತ್ತು 'ಫಯ್'ಗೆ ವಿಭಿನ್ನ ಆದೇಶಗಳಿವೆ. ಯುದ್ಧ ಕಾರ್ಯಾಚರಣೆಯ ವೇಳೆ ಶತ್ರು ಸೈನಿಕರಿಂದ ವಶಪಡಿಸಿಕೊಳ್ಳಲಾದ ಚರ ಸೊತ್ತುಗಳು 'ಸಮರಾರ್ಜಿತ ಸೊತ್ತಾಗಿದೆ.' ಅದಕ್ಕೆ ಹೊರತಾದ ಶತ್ರುಗಳ ನಾಡಿನ ಭೂಪ್ರದೇಶ, ಮನೆ ಮತ್ತಿತರ ಸ್ಥಿರ-ಚರ ಸೊತ್ತುಗಳು 'ಸಮರಾರ್ಜಿತ ಸೊತ್ತಿನ' ಸಾಲಿಗೆ ಸೇರದೆ 'ಫಯ್'ಯ ಸಾಲಿಗೆ ಸೇರುತ್ತದೆ.
9. ಸಂಬಂಧಿಕರು ಎಂದರೆ ಪ್ರವಾದಿವರ್ಯರ(ಸ) ಸಂಬಂಧಿಕರಾಗಿದ್ದಾರೆ. ಅರ್ಥಾತ್, ಬನೀ ಹಾತಿಮ್ ಮತ್ತು ಬನೀಮುತ್ತಲಿಬ್ ಗೋತ್ರದವರು. ಪ್ರವಾದಿವರ್ಯರು(ಸ) ತಮ್ಮ ಮತ್ತು ತಮ್ಮ ಕುಟುಂಬಸ್ಥರ ಹಕ್ಕುಗಳನ್ನು ಪೂರೈಸಿದ ನಂತರ ಸಹಾಯದ ಅಗತ್ಯವಿರುವ ಅಥವಾ ಪ್ರವಾದಿವರ್ಯರಿಗೆ(ಸ) ಸಹಾಯಾಪೇಕ್ಷಿಗಳೆಂದು ತೋರುವ ಸಂಬಂಧಿಕರ ಹಕ್ಕುಗಳನ್ನೂ ನೀಡುವಂತಾಗಲು ಪ್ರವಾದಿವರ್ಯರಿಗೆ(ಸ) ಈ ಪಾಲನ್ನು ಗೊತ್ತುಪಡಿಸಲಾಗಿದೆ. ಪ್ರವಾದಿವರ್ಯರ(ಸ) ನಿಧನಾನಂತರ ಇದು ಪ್ರತ್ಯೇಕ ಮತ್ತು ಸ್ಥಿರವಾದ ಪಾಲಾಗಿ ಉಳಿದಿರಲಿಲ್ಲ. ಅನಂತರ ಮುಸ್ಲಿಮರ ಪೈಕಿಯ ಇತರ ಬಡವರು, ಅನಾಥರು ಮತ್ತು ಯಾತ್ರಿಕರಂತೆಯೇ ಬನೀ ಹಾತಿಮ್ ಮತ್ತು ಬನೀಮುತ್ತಲಿಬ್‌ನ ಅಪೇಕ್ಷಿತ ವ್ಯಕ್ತಿಗಳ ಹಕ್ಕುಗಳೂ ಬೈತುಲ್‌ಮಾಲ್‌ನ ಬಾಧ್ಯತೆಯಾಯಿತು. ಆದರೆ ಝಕಾತ್‌ನಲ್ಲಿ ಅವರಿಗೆ ಪಾಲಿಲ್ಲದಿರುವುದರಿಂದ ಅವರ ಹಕ್ಕಿಗೆ ಇತರರಿಗಿಂತ ಹೆಚ್ಚು ಪ್ರಾಶಸ್ತ್ಯ ನೀಡಲಾಯಿತು.
10. ಇದು ಪವಿತ್ರ ಕುರ್ಆನಿನ ಪ್ರಮುಖ ತಾತ್ವಿಕ ನಿರ್ದೇಶನಗಳಲ್ಲೊಂದಾಗಿದೆ. ಇದರಲ್ಲಿ ಇಸ್ಲಾಮಿ ಸಮಾಜ ಮತ್ತು ಸರಕಾರದ ಆರ್ಥಿಕ ನೀತಿಯ ಮೂಲಭೂತ ತತ್ವವನ್ನು ವಿವರಿಸಲಾಗಿದೆ. ಸಂಪತ್ತಿನ ಚಲಾವಣೆ ಸಮಸ್ತ ಸಮಾಜದಲ್ಲಿರಬೇಕಾಗಿದೆ. ಸಂಪತ್ತು ಕೇವಲ ಸಿರಿವಂತರ ನಡುವೆಯೇ ಚಲಾವಣೆಯಲ್ಲಿರುವುದು ಅಥವಾ ಧನಿಕರು ದಿನದಿಂದ ದಿನಕ್ಕೆ ಧನಿಕರಾಗುತ್ತಾ ಸಾಗುವುದು ಮತ್ತು ಬಡವರು ದಿನದಿಂದ ದಿನಕ್ಕೆ ಬಡವರಾಗುತ್ತಾ ಸಾಗುವುದು ಸಲ್ಲದು ಎಂಬುದೇ ಈ ಮೂಲಭೂತ ತತ್ವವಾಗಿದೆ.

ದೂರವಿರಿ. ಅಲ್ಲಾಹನನ್ನು ಭಯಪಡಿರಿ. ಅಲ್ಲಾಹನು ಕಠಿಣವಾಗಿ ಶಿಕ್ಷಿಸುವವನಾಗಿರುತ್ತಾನೆ.¹¹

8. (ಮಾತ್ರವಲ್ಲದೆ ಆ ಸೊತ್ತು) ತಮ್ಮ ಮನೆಗಳಿಂದಲೂ ಆಸ್ತಿಪಾಸ್ತಿಗಳಿಂದಲೂ ಹೊರಕ್ಕೆಟ್ಟುಟ್ಟಿರುವ ಬಡ ಮುಹಾಜಿರಿಗಾಗಿಯೂ ಇದೆ. ಇವರು ಅಲ್ಲಾಹನ ಅನುಗ್ರಹವನ್ನೂ ಅವನ ಸಂಪ್ರೀತಿಯನ್ನೂ ಬಯಸುತ್ತಾರೆ ಮತ್ತು ಅಲ್ಲಾಹ್ ಮತ್ತು ಅವನ ರಸೂಲರ ಸಹಾಯಕ್ಕೆ ಸದಾ ಸನ್ನದ್ಧರಾಗಿರುತ್ತಾರೆ. ಇವರೇ ಸತ್ಯಸಂಧರು.

9. (ಮತ್ತು ಆ ಸೊತ್ತು) ಈ ಮುಹಾಜಿರರ ಆಗಮನಕ್ಕೆ ಮುಂಚೆಯೇ ಸತ್ಯವಿಶ್ವಾಸ ಸ್ವೀಕಾರ ಮಾಡಿ ಮದೀನಾದಲ್ಲಿ ವಾಸವಾಗಿದ್ದವರಿಗೆ (ಸಹ ಇದೆ).¹² ಇವರು ಹಿಜ್ರತ್ ಮಾಡಿ ತಮ್ಮ ಬಳಿಗೆ ಬಂದವರನ್ನು ಪ್ರೀತಿಸುತ್ತಾರೆ. ಅವರಿಗೆ ನೀಡಲ್ಪಟ್ಟುದರ ಕುರಿತು ಇವರು ಯಾವುದೇ ಆಶೆಯನ್ನು ತಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ. ಸ್ವತಃ ತಮಗೆ ಅಗತ್ಯವಿದ್ದರೂ ಇತರರಿಗೆ ತಮ್ಮ ಮೇಲೆ ಪ್ರಾಶಸ್ತ್ಯ ನೀಡುತ್ತಾರೆ. ವಾಸ್ತವದಲ್ಲಿ ಯಾರು ತಮ್ಮ ಮನಸ್ಸಿನ ಸಂಕುಚಿತತೆಯಿಂದ ರಕ್ಷಿಸಲ್ಪಟ್ಟರೋ ಅವರೇ ವಿಜಯಿಗಳು.

10. ಅದು, ಮುಂಚೆ ಬಂದ ಈ ಜನರ ಬಳಿಕ ಬರುವವರಿಗಾಗಿಯೂ ಇದೆ.¹³ ಅವರು ಹೀಗೆ ಪ್ರಾರ್ಥಿಸುತ್ತಾರೆ: "ನಮ್ಮ ಪ್ರಭೂ, ನಮ್ಮನ್ನೂ ನಮಗಿಂತ ಮುಂಚೆ ಸತ್ಯವಿಶ್ವಾಸ ಸ್ವೀಕಾರ ಮಾಡಿದ್ದ ನಮ್ಮೆಲ್ಲ ಸಹೋದರರನ್ನೂ ಕ್ಷಮಿಸಿ ಬಿಡು ಮತ್ತು ನಮ್ಮ ಮನೆಗಳಲ್ಲಿ ಸತ್ಯವಿಶ್ವಾಸಿಗಳ ಬಗ್ಗೆ ಯಾವುದೇ ಹಗೆತನವನ್ನಿರಿಸದಿರು. ನಮ್ಮ ಪ್ರಭೂ, ನೀನು ಮಹಾ ವಾತ್ಸಲ್ಯಪೂರ್ಣನೂ ಕರುಣಾನಿಧಿಯೂ ಆಗಿರುವೆ."¹⁴

11. ಇದು 'ಬನೀನಝೀರ್'ನ ಸೊತ್ತುಗಳ ವಿತರಣೆಗೆ ಸಂಬಂಧಿಸಿದಂತೆ ನೀಡಲಾದ ಆದೇಶವಾದರೂ ಇದೊಂದು ಸಾರ್ವತ್ರಿಕ ಆದೇಶವಾಗಿದೆ. ಮುಸ್ಲಿಮರು ಎಲ್ಲಾ ವ್ಯವಹಾರಗಳಲ್ಲಿ ಪ್ರವಾದಿವರ್ಯರನ್ನು(ಸ) ಅನುಸರಿಸಬೇಕೆಂಬುದೇ ಈ ಆಜ್ಞೆಯ ಇಂಗಿತವಾಗಿದೆ. ಇಲ್ಲಿ 'ಪ್ರವಾದಿವರ್ಯರ(ಸ) ನಿಮಗೆ ಏನನ್ನು ಕೊಡುವರೋ' ಎಂಬುದಕ್ಕೆ ಪ್ರತಿಯಾಗಿ 'ಏನನ್ನು ಕೊಡುವುದಿಲ್ಲವೋ' ಎಂಬ ಮಾತನ್ನು ಪ್ರಯೋಗಿಸಲಾಗಿಲ್ಲ, ಬದಲಾಗಿ 'ಯಾವುದರಿಂದ ನಿಮ್ಮನ್ನು ತಡೆಯುವರೋ' ಎಂಬ ಪದವನ್ನು ಪ್ರಯೋಗಿಸಲಾಗಿದೆ. ಇದರಿಂದಲೂ ಆಜ್ಞೆಯ ಇಂಗಿತವೇನೆಂಬುದು ಸ್ಪಷ್ಟವಾಗುತ್ತದೆ.

12. ಅರ್ಥಾತ್- ಅನ್ಸಾರ್‌ಗಳು ಅಂದರೆ 'ಫಯ್'ನಲ್ಲಿ ಕೇವಲ ಮುಹಾಜಿರ್(ವಲಸಿಗರು)ಗಳಿಗೆ ಮಾತ್ರ ಹಕ್ಕಿರುವುದಲ್ಲ. ಬದಲಾಗಿ ಮೊದಲಿನಿಂದಲೇ 'ದಾರುಲ್ ಇಸ್ಲಾಮ್'ನಲ್ಲಿ ನೆಲೆಸಿದ್ದ ಮುಸ್ಲಿಮರೂ ಪಾಲಿಗೆ ಅರ್ಹರಾಗಿದ್ದಾರೆ.

13. ಅರ್ಥಾತ್- 'ಫಯ್' ಸೊತ್ತಿನಲ್ಲಿ ಈಗಿರುವ ಪೀಳಿಗೆಗೆ ಮಾತ್ರವಲ್ಲ ಮುಂಬರುವ ಪೀಳಿಗೆಗೂ ಹಕ್ಕಿದೆ.

14. ಈ ಸೂಕ್ತದಲ್ಲಿ ಮುಸ್ಲಿಮರಿಗೆ ಪ್ರಮುಖ ನೈತಿಕ ಬೋಧನೆಯೊಂದನ್ನು ನೀಡಲಾಗಿದೆ. ಅದೇನೆಂದರೆ ಅವರು ಯಾವ ಮುಸ್ಲಿಮರ

وَمَا نَهَكُمُ عَنْهُ فَأَتَيْتُهَا وَأَنفَعُوا اللَّهَ
إِنَّ اللَّهَ شَدِيدُ الْعِقَابِ ۝

لِلْفُقَرَاءِ الْمُحْجَرِينَ الَّذِينَ أُخْرِجُوا
مِنْ دِيَارِهِمْ وَأَمْوَالِهِمْ يَبْتَغُونَ
فَضْلًا مِنَ اللَّهِ وَرِضْوَانًا وَيَنْصُرُونَ
اللَّهَ وَرَسُولَهُ ۝ أُولَئِكَ هُمُ الصَّادِقُونَ ۝

وَالَّذِينَ تَبَوَّءُوا الدَّارَ وَالْإِيمَانَ مِنْ
قَبْلِهِمْ يُحِبُّونَ مَنْ هَاجَرَ إِلَيْهِمْ
وَلَا يَجِدُونَ فِي صُدُورِهِمْ حَاجَةً
مِّمَّا أُوتُوا وَيُؤْتُونَ عَلَى أَنْفُسِهِمْ
وَكَوْكَانَ بِهِمْ خَصَاصَةٌ ۝ وَمَنْ يُوْثِقْ
شَحْمَ نَفْسِهِ فَأُولَئِكَ هُمُ الْمُفْلِحُونَ ۝

وَالَّذِينَ جَاءُوا مِنْ بَعْدِهِمْ يَقُولُونَ
رَبَّنَا اعْرِضْ لَنَا وَلِإِخْوَانِنَا الَّذِينَ سَبَقُونَا
بِالْإِيمَانِ وَلَا تَجْعَلْ فِي قُلُوبِنَا غِلًّا
لِلَّذِينَ آمَنُوا رَبَّنَا إِنَّكَ رَءُوفٌ رَحِيمٌ ۝

11. ಕಾಪಟ್ಯದ¹⁵ ನೀತಿಯನ್ನು ಅನುಸರಿಸಿದವರನ್ನು ನೀವು ನೋಡಿಲ್ಲವೇ? ಇವರು ಗ್ರಂಥದವರಾದ ತಮ್ಮ ಸತ್ಯನಿಷೇಧಿ ಸಹೋದರರೊಡನೆ, "ನಿಮ್ಮನ್ನು ಹೊರ ಹಾಕಿದರೆ ನಿಮ್ಮ ಜೊತೆ ನಾವೂ ಹೊರಡುವೆವು ಮತ್ತು ನಿಮ್ಮ ವಿಷಯದಲ್ಲಿ ನಾವು ಖಂಡಿತ ಯಾರ ಮಾತನ್ನೂ ಒಪ್ಪಲಾರೆವು ಮತ್ತು ನಿಮ್ಮ ವಿರುದ್ಧ ಯುದ್ಧ ಮಾಡಲಾದರೆ ನಾವು ನಿಮಗೆ ಸಹಾಯ ಮಾಡುವೆವು" ಎನ್ನುತ್ತಾರೆ. ಆದರೆ ಇವರು ಶುದ್ಧ ಸುಳ್ಳುಗಾರರೆಂಬುದಕ್ಕೆ ಅಲ್ಲಾಹನು ಸಾಕ್ಷಿಯಾಗಿದ್ದಾನೆ.

أَلَمْ تَرَ إِلَى الَّذِينَ تَافَكُوا بَيْنَ يَدَيْهِمْ
لِإِحْوَانِهِمْ الَّذِينَ كَفَرُوا مِنْ أَهْلِ
الْكِتَابِ لَئِنْ أُخْرِجْتُمْ لَنَخْرُجَنَّ
مَعَكُمْ وَلَا نُطِيعُ فِيكُمْ أَحَدًا أَبَدًا
وَإِنْ قُوتِلْتُمْ لَنَنْصُرَنَّكُمْ وَاللَّهُ
يَشْهَدُ إِنَّهُمْ لَكَاذِبُونَ ﴿١١﴾

12. ಅವರು ಹೊರ ಹಾಕಲ್ಪಟ್ಟರೆ ಇವರು ಖಂಡಿತ ಅವರ ಜೊತೆ ಹೊರಡಲಾರರು ಮತ್ತು ಅವರ ವಿರುದ್ಧ ಯುದ್ಧ ಮಾಡಲಾದರೆ ಇವರು ಖಂಡಿತ ಅವರಿಗೆ ಸಹಾಯ ಮಾಡಲಾರರು ಮತ್ತು ಒಂದು ವೇಳೆ ಇವರು ಸಹಾಯ ಮಾಡಿದರೂ ಬೆನ್ನು ತಿರುಗಿಸಿ ಓಡುವರು. ಅನಂತರ ಎಲ್ಲಿಂದಲೂ ಯಾವ ಸಹಾಯವನ್ನೂ ಪಡೆಯಲಾರರು.

لَئِنْ أُخْرِجُوا لَا يَخْرُجُونَ مَعَهُمْ
وَإِنْ قُوتِلُوا لَا يَنْصُرُوهُمْ وَكَانَ
نَصْرُهُمْ لِيَوْمِ الْآدَابِ أَرَأَيْتُمْ
لَا يُنصَرُونَ ﴿١٢﴾

13. ಇವರ ಹೃದಯಗಳಲ್ಲಿ ಅಲ್ಲಾಹನಿಗಿಂತ ಅಧಿಕವಾಗಿ ನಿಮ್ಮ ಭಯವಿದೆ. ಏಕೆಂದರೆ ಇವರು ಅರಿವಿಲ್ಲದವರಾಗಿದ್ದಾರೆ.¹⁶

لَا أَنْتُمْ أَشَدُّ رَهَبَةً فِي صُدُورِهِمْ
مِّنَ اللَّهِ ذَٰلِكُمْ بِأَنَّهُمْ قَوْمٌ لَا يَفْقَهُونَ ﴿١٣﴾

ಬಗ್ಗೆಯೂ ಮನಸ್ಸಿನಲ್ಲಿ ದ್ವೇಷಾಸೂಯೆಯನ್ನು ಹೊಂದಿರಬಾರದು. ತಮಗಿಂತ ಹಿಂದೆ ಗತಿಸಿ ಹೋದ ಮುಸ್ಲಿಮರ ಕ್ಷಮೆಗಾಗಿ ಅವರು ಪ್ರಾರ್ಥಿಸುತ್ತಿರಬೇಕು. ಅವರನ್ನೆಂದೂ ಶಪಿಸಬಾರದು ಅಥವಾ ಮೂದಲಿಸಬಾರದು.

15. ಈ ರುಕೂಆನ (ಪರಿಚ್ಛೇದ) ಉದ್ದಕ್ಕೂ ಕಪಟವಿಶ್ವಾಸಿಗಳ ಧೋರಣೆಯ ಬಗ್ಗೆ ಚರ್ಚಿಸಲಾಗಿದೆ. ಪ್ರವಾದಿವರ್ಯರು(ಸ) ಬನೀ ನಝೀರ್ ಗೋತ್ರದವರಿಗೆ ಮದೀನಾದಿಂದ ಹೊರಟು ಹೋಗಲು ಹತ್ತು ದಿನದ ಗಡುವು ಕೊಟ್ಟಿದ್ದರು. ಅವರ ಮೇಲೆ ಮುತ್ತಿಗೆ ಹಾಕಲು ಇನ್ನು ಕೆಲವೇ ದಿನಗಳು ಉಳಿದಿದ್ದವು. ಆಗ ಕಪಟವಿಶ್ವಾಸಿಗಳ ನಾಯಕರು, ನಾವು ಎರಡು ಸಾವಿರ ಸಂಖ್ಯೆಯ ಸೇನೆಯೊಂದಿಗೆ ನಿಮ್ಮ ನೆರವಿಗೆ ಬರುವೆವು ಹಾಗೂ ಬನೀಕುರೈಯಾ ಮತ್ತು ಬನೀಗತ್ಫಾನಾನ್‌ನವರೂ ನಿಮ್ಮ ನೆರವಿಗೆ ಸಿದ್ಧರಿರುವರು. ಆದ್ದರಿಂದ ನೀವು ಮುಸ್ಲಿಮರ ವಿರುದ್ಧ ಸ್ಥಿರವಾಗಿ ನಿಲ್ಲಿರಿ ಮತ್ತು ಎಂದೂ ಅವರೆದುರು ಸೋಲೊಪ್ಪಿಕೊಳ್ಳದಿರಿ. ಅವರು ನಿಮ್ಮೊಡನೆ ಹೋರಾಡಿದರೆ ನಾವೂ ನಿಮ್ಮ ಜತೆ ಸೇರಿ ಹೋರಾಡುವೆವು. ನಿಮ್ಮನ್ನು ಇಲ್ಲಿಂದ ಹೊರಹಾಕಲಾದರೆ ನಾವು ಇಲ್ಲಿಂದ ಹೊರಟು ಬಿಡುವೆವು ಎಂದು ಮುಂತಾಗಿ ಹೇಳಿ ಕಳುಹಿಸಿದರು.

16. ಈ ಸಣ್ಣ ವಾಕ್ಯದ ಮೂಲಕ ದೊಡ್ಡ ವಾಸ್ತವಿಕತೆಯೊಂದನ್ನು ವಿವರಿಸಲಾಗಿದೆ. ನಿಜವಾಗಿ ಭಯಪಡಲಾರ್ಹವಾದುದು ಅಲ್ಲಾಹನ ಶಕ್ತಿಯೇ ವಿನಾ ಮಾನವ ಶಕ್ತಿಯಲ್ಲವೆಂದು ಬುದ್ಧಿ-ವಿವೇಕ ಇರುವ ವ್ಯಕ್ತಿ ತಿಳಿದಿರುತ್ತಾನೆ. ಆದ್ದರಿಂದ ದೇವನ ವಿಚಾರಣೆಯನ್ನೆದುರಿಸಬೇಕಾದಂತಹ ಎಲ್ಲಾ ಕೆಲಸಗಳಿಂದಲೂ ಅವನು ದೂರವಿರುತ್ತಾನೆ. ಯಾವುದೇ ಮಾನವ ಶಕ್ತಿಯ ದೃಷ್ಟಿಯಲ್ಲಿ ಅದು ವಿಚಾರಣಾರ್ಹವೋ ಅಲ್ಲವೋ ಎಂಬುದನ್ನು ಅವನು ಗಮನಿಸುವುದಿಲ್ಲ. ದೇವನು ವಿಧಿಸಿರುವಂತಹ ಪ್ರತಿಯೊಂದು ಕರ್ತವ್ಯವನ್ನು ನಿಭಾಯಿಸಲಿಕ್ಕೂ ಅವನು ಸಿದ್ಧನಾಗುತ್ತಾನೆ. ಲೋಕದ ಶಕ್ತಿಗಳೆಲ್ಲವೂ ಅದಕ್ಕೆ ಅಡ್ಡಿಯಾಗಿ ನಿಂತರೂ ಅವನು ಲೆಕ್ಕಿಸುವುದಿಲ್ಲ. ಆದರೆ ವಿವೇಕಹೀನನಾದ ವ್ಯಕ್ತಿ ಎಲ್ಲಾ ವಿಷಯಗಳಿಗೆ ಸಂಬಂಧಿಸಿದಂತೆ ಯಾವ ಧೋರಣೆಯನ್ನು ತಳೆಯಬೇಕೆಂದು ದೇವನ ಬದಲು ಮಾನವೀಯ ಶಕ್ತಿಗಳನ್ನು ಗಮನದಲ್ಲಿರಿಸಿ ತೀರ್ಮಾನ ಮಾಡುತ್ತಾನೆ. ಅವನು ಯಾವುದೇ ವಿಷಯದಲ್ಲಿ ತನ್ನನ್ನು ಸುರಕ್ಷಿತವಾಗಿರಿಸಿಕೊಳ್ಳುವುದು ದೇವನ ವಿಚಾರಣೆಯ ಭಯದಿಂದಲ್ಲ. ಬದಲಾಗಿ ಯಾವುದಾದರೊಂದು ಮಾನವೀಯ ಶಕ್ತಿ ತನ್ನನ್ನು ವಿಚಾರಿಸಿಕೊಳ್ಳಲಿದೆ ಎಂಬ ಕಾರಣಕ್ಕಾಗಿರುತ್ತದೆ.

14. ಇವರೆಂದೂ ಒಟ್ಟಾಗಿ (ತೆರೆದ ಮೈದಾನದಲ್ಲಿ) ನಿಮ್ಮ ವಿರುದ್ಧ ಹೋರಾಡಲಾರರು. ಇವರು ಯುದ್ಧ ಮಾಡುವುದಿದ್ದರೂ ಕೋಟೆಗಳಿಂದಾವ್ಯತವಾದ ವಸತಿಗಳಿಂದ ಅಥವಾ ಗೋಡೆಗಳ ಮರೆಯಲ್ಲಿ ಅವಿತುಕೊಂಡು ಮಾತ್ರ. ಇವರು ತಮ್ಮ ಒಳ ಜಗಳಗಳಲ್ಲಿ ಬಹಳ ಕಠೋರರಾಗಿದ್ದಾರೆ. ನೀವು ಇವರನ್ನು ಸಂಘಟಿತರೆಂದು ಭಾವಿಸುತ್ತೀರಿ. ಆದರೆ, ಇವರ ಮನಸ್ಸುಗಳು ಪರಸ್ಪರರಿಂದ ಸಿಡಿದು ಹೋಗಿವೆ. ಇವರು ಬುದ್ಧಿಹೀನ ಜನರಾಗಿರುವುದರಿಂದ ಇವರ ಸ್ಥಿತಿ ಹೀಗಾಗಿದೆ.

لَا يُفَاتِنُكُمْ جَيْعًا إِلَّا فِي قُرَىٰ
مُحَصَّنَةٍ أَوْ مِنْ وَرَاءِ جُدٍ بَأْسِهِمْ
بِيَهُمْ شَرِيذًا تَحَسَّهُمْ جَيْعًا وَ
تَلُؤُهُمْ شَيْءٌ ذَلِكِ بِأَتَاهُمْ قَوْمٌ
لَا يَعْقِلُونَ ⑭

15. ಇವರ ಸ್ಥಿತಿಯು, ಇವರಿಗಿಂತ ಸ್ವಲ್ಪವೇ ಕಾಲ ಹಿಂದೆ ತಮ್ಮ ಕೃತ್ಯಗಳ ದುಷ್ಕರ್ಮವನ್ನು ಅನುಭವಿಸಿದ ಜನರಂತಿದೆ.¹⁷ ಇವರಿಗಾಗಿ ವೇದನಾಯುಕ್ತ ಯಾತನೆ ಇದೆ.

كَمَثَلِ الَّذِينَ مِنْ قَبْلِهِمْ قَرِيبًا
ذَاتُوا وَبَالَ أَمْرِهِمْ وَهُمْ عَذَابٌ أَلِيمٌ ⑮

16. ಇವರ ಉದಾಹರಣೆಯು ಶೈತಾನನಂತಿದೆ. ಮೊದಲು ಅವನು ಮನುಷ್ಯನೊಡನೆ- "ಸತ್ಯವನ್ನು ನಿರಾಕರಿಸು" ಎನ್ನುತ್ತಾನೆ ಮತ್ತು ಮನುಷ್ಯನು ಸತ್ಯವನ್ನು ನಿರಾಕರಿಸಿ ಬಿಟ್ಟಾಗ- "ನಾನು ನಿನ್ನಿಂದ ಹೊಣೆಮುಕ್ತನಾಗಿದ್ದೇನೆ. ನನಗಂತು ಸರ್ವಲೋಕಗಳ ಪಾಲಕ ಪ್ರಭುವಿನ ಭಯವಾಗುತ್ತದೆ" ಎನ್ನುತ್ತಾನೆ.

كَمَثَلِ الشَّيْطَانِ إِذْ قَالَ لِلْإِنْسَانِ
أَكْفُرْ فَلَمَّا كَفَرَ قَالَ إِنِّي بَرِيءٌ مِنْكَ
إِنِّي أَخَذْتُ اللَّهَ رَبَّ الْعَالَمِينَ ⑯

17. ಶಾಶ್ವತವಾಗಿ ನರಕಾಗ್ನಿಗೆ ಬೀಳುವುದೇ ಇವರಿಂದ ಅಂತಿಮ ಗತಿ ಮತ್ತು ಇದೇ ಅಕ್ರಮಗಳಿಗಿರುವ ಪ್ರತಿಫಲ.

فَكَانَ عَاقِبَتُهُمَا أَنَّهُمَا فِي النَّارِ خَالِدِينَ
فِيهَا وَذَلِكَ جَزَاءُ الظَّالِمِينَ ⑰

18. ಸತ್ಯವಿಶ್ವಾಸಿಗಳೇ, ಅಲ್ಲಾಹನನ್ನು ಭಯಪಡಿಸಿ ಮತ್ತು ಪ್ರತಿ ಯೊಬ್ಬನೂ, ತಾನು ನಾಳೆಗಾಗಿ ಏನನ್ನು ಸಿದ್ಧಪಡಿಸಿಟ್ಟಿರುವೆನೆಂಬುದನ್ನು ನೋಡಿಕೊಳ್ಳಲಿ.¹⁸ ಅಲ್ಲಾಹನನ್ನು ಭಯಪಡುತ್ತಿರಿ. ನಿಶ್ಚಯವಾಗಿಯೂ ನೀವು ಮಾಡುತ್ತಿರುವ ಸಕಲ ಕರ್ಮಗಳನ್ನು ಅಲ್ಲಾಹನು ಬಲ್ಲವನಾಗಿರುತ್ತಾನೆ.

يَا أَيُّهَا الَّذِينَ آمَنُوا اتَّقُوا اللَّهَ وَلْتَنْظُرْ
نَفْسٌ مَّا قَدَّمَتْ لِغَدٍ وَاتَّقُوا اللَّهَ
إِنَّ اللَّهَ خَبِيرٌ بِمَا تَعْمَلُونَ ⑱

ದೇವನು ಆಜ್ಞಾಪಿಸಿದ್ದಾನೆಂಬ ಕಾರಣಕ್ಕಾಗಿ ಅವನು ಯಾವುದೇ ಕೆಲಸ ಮಾಡುವುದಿಲ್ಲ. ಬದಲಾಗಿ ಯಾವುದೋ ಮಾನವೀಯ ಶಕ್ತಿಯ ಆಜ್ಞೆ ಅಥವಾ ಮೆಚ್ಚುಗೆಯ ಆಧಾರದಲ್ಲಿ ಅವನು ಆ ಕೆಲಸ ಮಾಡುತ್ತಾನೆ. ವಿವೇಕ ಮತ್ತು ಅವಿವೇಕದ ಈ ಅಂತರವೇ ನಿಜವಾಗಿ ಸತ್ಯವಿಶ್ವಾಸಿ ಮತ್ತು ಸತ್ಯನಿಷೇಧಿಯ ಚಾರಿತ್ರ್ಯದಲ್ಲಿ ವ್ಯತ್ಯಾಸವನ್ನುಂಟು ಮಾಡುತ್ತದೆ.

17. ಇಂತಹ ದೌರ್ಬಲ್ಯಗಳಿಂದಾಗಿಯೇ ಕುರೈಶರ ಪೈಕಿಯ ಸತ್ಯನಿಷೇಧಿಗಳು ಮತ್ತು 'ಬನೀ ಕೈನುಕಾಲ್' ಗೋತ್ರದ ಯಹೂದಿಗಳು ತನ್ನ ಸಂಖ್ಯಾಧಿಕ್ಯ ಮತ್ತು ಸಾಧನಾನುಕೂಲತೆಗಳ ಹೊರತಾಗಿಯೂ ಸರಕು-ಸಾಧನಗಳೇನೂ ಇಲ್ಲದ ಬೆರಳೆಣಿಕೆಯಷ್ಟಿದ್ದ ಮುಸ್ಲಿಮ್ ಸಮೂಹದಿಂದ ಸೋಲನುಭವಿಸಿದ್ದರು. ಅದರ ಕಡೆಗೆ ಇಲ್ಲಿ ಸೂಚಿಸಲಾಗಿದೆ.

18. ನಾಳೆ ಎಂದರೆ ಪರಲೋಕ. ಅರ್ಥಾತ್, ಲೋಕದ ಸಮಸ್ತ ಜೀವನವು ಇಂದಿಗೆ ಸಮಾನವಾಗಿದ್ದು ಅದರ ನಂತರ ಬರಲಿರುವ ನಾಳೆಯೇ ಪರಲೋಕವಾಗಿದೆ.

19. ಯಾರು ಅಲ್ಲಾಹನನ್ನು ಮರೆತಾಗ ಅಲ್ಲಾಹನು ಅವರು ತಮ್ಮನ್ನು ತಾವೇ ಮರೆತು ಬಿಡುವಂತೆ ಮಾಡಿದನೋ ಅವರಂತೆ ನೀವಾಗ ಬಾರದು.¹⁹ ಅವರೇ ಕರ್ಮಭ್ರಷ್ಟರು.

وَلَا تَكُونُوا كَالَّذِينَ نَسُوا اللَّهَ فَأَنْسَاهُمْ
أَنْفُسَهُمْ وَأُولَئِكَ هُمُ الْفَاسِقُونَ ﴿١٩﴾

20. ನರಕ್ಕಾಗಿ ಬೀಳುವವರು ಮತ್ತು ಸ್ವರ್ಗಕ್ಕೆ ಹೋಗುವವರು ಎಂದೂ ಸಮಾನರಾಗಲಾರರು. ಸ್ವರ್ಗಕ್ಕೆ ಹೋಗುವವರೇ ನಿಜವಾದ ವಿಜಯಿಗಳು.

لَا يَسْتَوِي أَصْحَابُ النَّارِ وَأَصْحَابُ
الْجَنَّةِ أَصْحَابُ الْجَنَّةِ هُمُ الْفَائِزُونَ ﴿٢٠﴾

21. ನಾವು ಈ ಕುರ್ಆನನ್ನು ಒಂದು ಪರ್ವತದ ಮೇಲೆ ಇಳಿಸಿ ಬಿಡುತ್ತಿದ್ದರೆ, ಅದು ಅಲ್ಲಾಹನ ಭಯದಿಂದ ಮುದುಡಿ ನುಚ್ಚು ನೂರಾಗುವುದನ್ನು ನೀವು ಕಾಣುತ್ತಿದ್ದಿರಿ.²⁰ ಜನರು (ತಮ್ಮ ಅವಸ್ಥೆಯ ಕುರಿತು) ಚಿಂತಿಸಲೆಂದು ನಾವು ಅವರ ಮುಂದೆ ಈ ಉಪಮೆಗಳನ್ನು ವಿವರಿಸುತ್ತೇವೆ.

لَوْ أَنْزَلْنَا هَذَا الْقُرْآنَ عَلَى جَبَلٍ
لَّرَأَيْنَاهُ خَاشِعًا مُتَصَدِّعًا مِّنْ خَشْيَةِ
اللَّهِ وَتِلْكَ الْأَمْثَالُ لَضَرِبُهَا لِلنَّاسِ
لَعَلَّهُمْ يَتَفَكَّرُونَ ﴿٢١﴾

22. ಅವನೇ ಅಲ್ಲಾಹ್ ಅವನ ಹೊರತು ಬೇರಾವ ಆರಾಧ್ಯನೂ ಇಲ್ಲ.²¹ ಅಗೋಚರವಾದ ಮತ್ತು ಗೋಚರವಾಗಿರುವ ಎಲ್ಲವನ್ನೂ ಬಲ್ಲವನು. ಅವನೇ ಪರಮ ದಯಾಮಯನೂ ಕರುಣಾನಿಧಿಯೂ ಆಗಿರುತ್ತಾನೆ.

هُوَ اللَّهُ الَّذِي لَا إِلَهَ إِلَّا هُوَ عِلْمُ الْغَيْبِ
وَالشَّهَادَةِ هُوَ الرَّحْمَنُ الرَّحِيمُ ﴿٢٢﴾

23. ಅವನೇ ಅಲ್ಲಾಹ್ ಅವನ ಹೊರತು ಬೇರಾವ ಆರಾಧ್ಯನೂ ಇಲ್ಲ. ಅವನು ಸಾಮ್ರಾಟನು, ಪರಮ ಪಾವನನು,²² ಸಾದ್ಯಂತ

هُوَ اللَّهُ الَّذِي لَا إِلَهَ إِلَّا هُوَ الْمَلِكُ
الْقُدُّوسُ السَّلَامُ الْمُؤْمِنُ الْمُهَيْمِنُ

19. ಅರ್ಥಾತ್- ದೇವವಿಸ್ತೃತಿಯ ನಿಶ್ಚಿತವಾದ ಪರಿಣಾಮ ತನ್ನನ್ನು ತಾನೇ ಮರೆತು ಬಿಡುವುದಾಗಿದೆ. ತಾನು ಯಾರ ದಾಸನಾಗಿದ್ದೇನೆ ಎಂಬುದನ್ನು ವ್ಯಕ್ತಿ ಮರೆತು ಬಿಟ್ಟರೆ ಅವನು ಖಂಡಿತವಾಗಿ ಲೋಕದಲ್ಲಿ ತನಗೆ ಒಂದು ತಪ್ಪು ನೆಲೆಯನ್ನು ಗೊತ್ತುಪಡಿಸಿಕೊಳ್ಳುತ್ತಾನೆ. ಈ ಮೂಲಭೂತ ತಪ್ಪು ಕಲ್ಪನೆಯಿಂದಾಗಿ ಅವನ ಸಮಸ್ತ ಜೀವನವೇ ತಪ್ಪು ದಿಕ್ಕಿನಲ್ಲಿ ಸಾಗುತ್ತದೆ. ಹಾಗೆಯೇ ತಾನು ಒಬ್ಬ ದೇವನ ವಿನಾ ಮತ್ತಾರ ದಾಸನೂ ಅಲ್ಲ ಎಂಬುದನ್ನು ಅವನು ಮರೆತು ಬಿಟ್ಟಾಗ ಅವನು ನಿಜವಾಗಿ ತಾನು ಯಾರ ದಾಸನಾಗಿದ್ದೇನೋ ಅವನೊಬ್ಬನ ದಾಸ್ಯವನ್ನು ಬಿಟ್ಟು ತಾನು ನಿಜವಾಗಿ ಯಾರ ದಾಸನಲ್ಲವೋ ಅಂತಹ ಅನೇಕರ ದಾಸ್ಯವನ್ನು ಸ್ವೀಕರಿಸಿಕೊಳ್ಳುತ್ತಾನೆ.

20. ಈ ಉದಾಹರಣೆಯ ಅರ್ಥವೇನೆಂದರೆ- ಕುರ್ಆನ್ ಯಾವ ರೀತಿ ಅಲ್ಲಾಹನ ಮಹಾನತೆ ಮತ್ತು ಅವನ ಬಗ್ಗೆ ದಾಸನಿಗಿರುವ ಜವಾಬ್ದಾರಿಕೆ ಮತ್ತು ಉತ್ತರದಾಯಿತ್ವವನ್ನು ಸ್ಪಷ್ಟವಾಗಿ ವಿವರಿಸುತ್ತದೋ ಅದರ ಬಗ್ಗೆ ಪರ್ವತದಂತಹ ಉನ್ನತ ಸೃಷ್ಟಿಗೂ ತಿಳುವಳಿಕೆ ಪ್ರಾಪ್ತವಾಗುತ್ತಿದ್ದರೆ ಮತ್ತು ಯಾವ ಶಕ್ತಿಶಾಲಿ ಪ್ರಭುವಿನ ಮುಂದೆ ತನಗೆ ತನ್ನ ಕರ್ಮಗಳ ಉತ್ತರ ಕೊಡಬೇಕಾಗಿದೆ ಎಂದು ತಿಳಿದಿರುತ್ತಿದ್ದರೆ ಅದೂ ಭಯದಿಂದ ಕಂಪಿಸಿ ಬಿಡುತ್ತಿತ್ತು.

21. ಅರ್ಥಾತ್- ದಾಸ್ಯ ಮತ್ತು ಪೂಜೆಗೆ ಅರ್ಹವಾದ ಉನ್ನತ ಸ್ಥಾನಮಾನ ಹೊಂದಿರುವವರು ಅವನಲ್ಲದೆ ಮತ್ತಾರೂ ಇಲ್ಲ. ಅವನ ಹೊರತು ಬೇರಾರೂ ದೇವತ್ವದ ಗುಣವಿಶೇಷತೆ ಮತ್ತು ಅಧಿಕಾರಗಳನ್ನು ಹೊಂದಿಲ್ಲ. ಹಾಗಿರುವಾಗ ಅವರು ಆರಾಧ್ಯರಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ.

22. ಅರ್ಥಾತ್- ಅವನ ಅಸ್ತಿತ್ವ ಯಾವುದೇ ದೋಷ, ಕೊರತೆ ಅಥವಾ ಕೆಟ್ಟ ಗುಣದಿಂದ ಅತೀತವಾಗಿರುವಷ್ಟರ ಮಟ್ಟಿಗೆ ಅವನು ಉನ್ನತನೂ ಶ್ರೇಷ್ಠನೂ ಆಗಿದ್ದಾನೆ. ಅವನು ಪರಮ ಪಾವನನಾಗಿದ್ದಾನೆ. ಅವನ ಬಗ್ಗೆ ಯಾವುದೇ ಕೆಡುಕನ್ನು ಕಲ್ಪಿಸಲಿಕ್ಕೂ ಸಾಧ್ಯವಿಲ್ಲ.

ಮಂಗಲಮಯನು,²³ ಶಾಂತಿದಾತನು,²⁴ ಸಂರಕ್ಷಕನು,²⁵ ಪ್ರಬಲನು, ತನ್ನ ಆಜ್ಞೆಯನ್ನು ಶಕ್ತಿಯಿಂದ ಅನುಷ್ಠಾನಿಸಿ ಬಿಡುವವನು, ಸದಾ ಸರ್ವೋನ್ನತನಾಗಿಯೇ ಇರುವವನು, ಜನರು ಮಾಡುತ್ತಿರುವ ಸಹಭಾಗಿತ್ವದಿಂದ ಅಲ್ಪಾಹನು ಪರಿಶುದ್ಧನು.


الْعَزِيزُ الْجَبَّارُ الْمُتَكَبِّرُ سُبْحَانَ اللَّهِ
عَمَّا يُشْرِكُونَ ﴿٢٠﴾

24. ಸೃಷ್ಟಿಯ ಯೋಜನೆ ಮಾಡುವವನೂ ಅದನ್ನು ಜಾರಿಗೊಳಿಸುವವನೂ ಅದರಂತೆ ರೂಪ ಕೊಡುವವನೂ ಅಲ್ಪಾಹನೇ. ಅವನಿಗೆ ಅತ್ಯುತ್ತಮ ನಾಮಗಳಿವೆ. ಭೂಮಿ-ಆಕಾಶಗಳಲ್ಲಿರುವ ಪ್ರತಿಯೊಂದು ವಸ್ತುವೂ ಅವನನ್ನು ಜಪಿಸುತ್ತಿದೆ²⁶ ಮತ್ತು ಅವನು ಪ್ರಬಲನೂ ಯುಕ್ತಿಪೂರ್ಣನೂ ಆಗಿರುತ್ತಾನೆ.


هُوَ اللَّهُ الْخَالِقُ الْبَارِئُ الْمُصَوِّرُ لَهُ
الْأَسْمَاءُ الْحُسْنَى يُسَبِّحُ لَهُ مَا فِي
السَّمَوَاتِ وَالْأَرْضِ وَهُوَ الْعَزِيزُ الْحَكِيمُ ﴿٢١﴾

೨೧

23. ಅರ್ಥಾತ್- ಅವನ ಅಸ್ತಿತ್ವವು ಯಾವುದೇ ಆಪತ್ತು, ದೌರ್ಬಲ್ಯ ಅಥವಾ ಕೊರತೆ ಎದುರಾಗುವುದ ರಿಂದ ಮುಕ್ತವಿದೆ. ಅವನ ಪರಿಪೂರ್ಣತೆಗೆ ಎಂದೂ ಕೊನೆಯುಂಟಾಗಲಾರದು.
24. ಅರ್ಥಾತ್- ಅವನ ಸೃಷ್ಟಿಗಳು ಅವನಿಂದಾಗಿ ಶಾಂತಿಯಲ್ಲಿರುವವರು. ಅವನು ಎಂದೂ ಅವರ ಮೇಲೆ ಅಕ್ರಮವೆಸಗಲಾರ, ಅವರ ಹಕ್ಕುಚ್ಯುತಿ ಮಾಡಲಾರ, ಪುಣ್ಯಫಲವನ್ನು ನಾಶಮಾಡಲಾರ ಅಥವಾ ಅವರ ಬಗ್ಗೆ ಮಾಡಿರುವ ವಾಗ್ದಾನಗಳನ್ನು ಮುರಿಯಲಾರ.
25. ಮೂಲದಲ್ಲಿ 'ಮುಹ್ಯಮಿನ್' ಎಂಬ ಪದ ಪ್ರಯೋಗವಾಗಿದೆ. ಅದಕ್ಕೆ ಮೂರು ಅರ್ಥಗಳಿವೆ. ಮೊದಲನೆಯದಾಗಿ ಮೇಲ್ವಿಚಾರಣೆ ಮತ್ತು ರಕ್ಷಣೆ ಮಾಡುತ್ತಿರುವವನು. ಎರಡನೆಯದಾಗಿ ಯಾರೇನು ಮಾಡುತ್ತಿದ್ದಾರೆಂದು ನೋಡುತ್ತಿರುವವನು. ಮೂರನೆಯದಾಗಿ ಜನರ ಅವಶ್ಯಕತೆ ಮತ್ತು ಬಯಕೆಗಳನ್ನು ಈಡೇರಿಸುವ ಹೊಣೆ ಹೊತ್ತವನು.
26. ಅರ್ಥಾತ್- ಅವು ತಮ್ಮ ಅಸ್ತಿತ್ವ ಅಥವಾ ಮಾತಿನ ಮೂಲಕ ತಮ್ಮ ಸೃಷ್ಟಿಕರ್ತ ಎಲ್ಲಾ ಬಗೆಯ ದೋಷ, ದೌರ್ಬಲ್ಯ ಮತ್ತು ತಪ್ಪಿನಿಂದ ಮುಕ್ತನೆಂದು ಸಾರಿ ಹೇಳುತ್ತಿವೆ.



(ಅವತೀರ್ಣ - ಮದೀನಾದಲ್ಲಿ)



ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. 'ಸತ್ಯವಿಶ್ವಾಸಿಗಳೇ, ನೀವು ನನ್ನ ಮಾರ್ಗದಲ್ಲಿ ಹೋರಾಡುವುದಕ್ಕಾಗಿ ಹಾಗೂ ನನ್ನ ಸಂಪ್ರೀತಿ ಪ್ರಾಪ್ತಿಗಾಗಿ (ಊರು ಬಿಟ್ಟು ನಿಮ್ಮ ಮನೆಗಳಿಂದ) ಹೊರಟಿರುವಿರಾದರೆ, ನನ್ನ ಮತ್ತು ನಿಮ್ಮ ಶತ್ರುಗಳನ್ನು ಮಿತ್ರರಾಗಿ ಮಾಡಿಕೊಳ್ಳಬೇಡಿರಿ. ನೀವು ಅವರೊಂದಿಗೆ ಸ್ನೇಹ ಬೆಳೆಸುತ್ತೀರಿ. ವಸ್ತುತಃ ನಿಮ್ಮ ಬಳಿಗೆ ಬಂದಿರುವ ಸತ್ಯವನ್ನು ಅವರು ತಿರಸ್ಕರಿಸಿ ಬಿಟ್ಟಿರುವರು. ನೀವು ನಿಮ್ಮ ಪ್ರಭುವಾಗುವ ಅಲ್ಲಾಹನ ಮೇಲೆ ವಿಶ್ವಾಸವಿರಿಸಿದ್ದೀರೆಂಬ ತಪ್ಪಿಗಾಗಿ ಮಾತ್ರ ಸಂದೇಶವಾಹಕರನ್ನೂ ನಿಮ್ಮನ್ನೂ ದೇಶಭ್ರಷ್ಟಗೊಳಿಸುವುದೇ ಅವರ ಧೋರಣೆಯಾಗಿದೆ. ನೀವು ಅವರಿಗೆ ಗುಪ್ತವಾಗಿ ಸ್ನೇಹ ಸಂದೇಶವನ್ನು ಕಳುಹಿಸುತ್ತೀರಿ. ವಾಸ್ತವದಲ್ಲಿ ನೀವು ಗುಪ್ತವಾಗಿ ಮಾಡುವ ಮತ್ತು ಬಹಿರಂಗವಾಗಿ ಮಾಡುವ ಸಕಲವನ್ನೂ ನಾನು ಚೆನ್ನಾಗಿ ಬಲ್ಲೆನು. ನಿಮ್ಮ ಪೈಕಿ ಹೀಗೆ ಯಾರೇ ಮಾಡಿದರೂ ಅವನು ಖಂಡಿತ ಸನ್ಮಾರ್ಗದಿಂದ ದೂರ ಸರಿದನು.
2. ಅವರ ಧೋರಣೆ ಏನೆಂದರೆ- ನಿಮ್ಮ ಮೇಲೆ ನಿಯಂತ್ರಣ ದೊರೆತರೆ ಅವರು ನಿಮ್ಮ ವಿರುದ್ಧ ದ್ವೇಷ ಸಾಧಿಸುವರು ಮತ್ತು ಕೈಗಳಿಂದಲೂ ನಾಲಗೆಯಿಂದಲೂ ನಿಮಗೆ ಕಾಟ ಕೊಡುವರು. ಹೇಗಾದರೂ ನೀವು ಸತ್ಯನಿಷೇಧಿಗಳಾಗಿ ಬಿಡಬೇಕೆಂದೇ ಅವರು ಅಪೇಕ್ಷಿಸುತ್ತಾರೆ.
3. ಪುನರುತ್ಥಾನ ದಿನ ನಿಮ್ಮ ಬಾಂಧವ್ಯಗಳಾಗಲಿ, ನಿಮ್ಮ ಸಂತತಿ

بِسْمِ اللَّهِ الرَّحْمَنِ الرَّحِيمِ

يَا أَيُّهَا الَّذِينَ آمَنُوا لَا تَتَّخِذُوا عَدُوِّي وَعَدُوَّكُمْ أَوْلِيَاءَ تُلْقُونَ إِلَيْهِم بِالْمَوَدَّةِ وَقَدْ كَفَرُوا بِمَا جَاءَكُمْ مِنَ الْحَقِّ يُخْرِجُونَ الرَّسُولَ وَإِيَّاكُمْ أَنْ تُؤْمِنُوا بِاللَّهِ رَبِّكُمْ ط إِنَّ كُنْتُمْ تَخْرُجْتُمْ جِهَادًا فِي سَبِيلِي وَابْتِغَاءَ مَرْضَاتِي تُسْرِوْنَ إِلَيْهِم بِالْمَوَدَّةِ وَأَنَا أَعْلَمُ بِمَا أَخْفَيْتُمْ وَمَا أَعْلَنْتُمْ وَمَنْ يَفْعَلْهُ مِنْكُمْ فَقَدْ ضَلَّ سَوَاءَ السَّبِيلِ ①

إِنْ يَتَّقُواكُمْ يَكُونُوا أَعْدَاءً وَيَسْطُرُوا إِلَيْكُمْ أَيْدِيَهُمْ وَالسِّنَنَّهُمْ بِالسُّوءِ وَوَدُوًّا كَفَرُونَ ①

لَنْ تَنْفَعَكُمْ أَرْحَامُكُمْ وَلَا أَوْلَادُكُمْ ①

1. ಈ ಸೂಕ್ತಗಳು ಮಕ್ಕಾದ ಬಹುದೇವಾರಾಧಕರಿಗೆ ಹ. ಹಾತಿಬ್ ಬಿನ್ ಅಬೀಬಲ್‌ತಲಃ(ರ) ಬರೆದ ಪತ್ರ ಬಯಲಾದಾಗ ಅವತೀರ್ಣಗೊಂಡಿತೆಂಬ ಬಗ್ಗೆ ವ್ಯಾಖ್ಯಾನಕಾರರಲ್ಲಿ ಒಮ್ಮತಾಭಿಪ್ರಾಯವಿದೆ. ಅದರಲ್ಲಿ ಅವರು ಪ್ರವಾದಿವರ್ಯರು(ಸ) ಮಕ್ಕಾದ ಮೇಲೆ ದಂಡೆತ್ತಿ ಹೋಗಲಿದ್ದಾರೆಂದು ಶತ್ರುಗಳಿಗೆ ಮೊದಲೇ ಮುನ್ನೂಚನೆ ನೀಡಿದ್ದರು.

ಗಳಾಗಲಿ ಯಾವ ಕೆಲಸಕ್ಕೂ ಬರಲಾರವು.² ಅಂದು ಅಲ್ಲಾಹನು ನಿಮ್ಮ ನಡುವೆ ಅಗಲಿಕೆಯನ್ನುಂಟು ಮಾಡುವನು³ ಮತ್ತು ಅವನೇ ನಿಮ್ಮ ಕರ್ಮಗಳನ್ನು ನೋಡುವವನಾಗಿರುತ್ತಾನೆ.

يَوْمَ الْقِيَامَةِ يَفْصِلُ بَيْنَكُمْ وَاللَّهُ
بِمَا تَعْمَلُونَ بَصِيرٌ ﴿٥٠﴾

4. ನಿಮಗೆ ಇಬ್‌ರಾಹೀಮ್ ಮತ್ತು ಅವರ ಸಂಗಾತಿಗಳಲ್ಲಿ ಒಂದು ಉತ್ತಮ ಆದರ್ಶವಿದೆ. ಅವರು ತಮ್ಮ ಜನಾಂಗದೊಡನೆ- "ನಾವು ನಿಮ್ಮಿಂದ ಹಾಗೂ ನೀವು ಅಲ್ಲಾಹನನ್ನು ಬಿಟ್ಟು ಪೂಜಿಸುತ್ತಿರುವ ಈ ಆರಾಧ್ಯ ವಸ್ತುಗಳಿಂದ ಸಂಪೂರ್ಣ ಅಸಂತುಷ್ಟರಾಗಿದ್ದೇವೆ. ನಾವು ನಿಮ್ಮನ್ನು ಧಿಕ್ಕರಿಸಿದೆವು.⁴ ನೀವು ಏಕೈಕನಾದ ಅಲ್ಲಾಹನ ಮೇಲೆ ವಿಶ್ವಾಸವಿರುವ ವರೆಗೆ ನಮ್ಮ ನಿಮ್ಮೊಳಗೆ ಶಾಶ್ವತವಾಗಿ ದ್ವೇಷ ಮತ್ತು ವೈರತ್ವ ಉಂಟಾಯಿತು" ಎಂದು ಸ್ಪಷ್ಟವಾಗಿ ಹೇಳಿಬಿಟ್ಟರು. ಆದರೆ ಇಬ್‌ರಾಹೀಮರು ತಮ್ಮ ತಂದೆಯೊಡನೆ, "ನಾನು ಖಂಡಿತ ನಿಮ್ಮ ಕ್ಷಮೆಗಾಗಿ ಪ್ರಾರ್ಥಿಸುವೆನು ಮತ್ತು ಅಲ್ಲಾಹನಿಂದ ನಿಮಗಾಗಿ ಏನಾದರೂ ಪಡಕೊಳ್ಳಲು ನನಗೆ ಸಾಧ್ಯವಿಲ್ಲ"⁵ ಎಂದು ಹೇಳಿದುದು (ಇದಕ್ಕೆ ಹೊರತಾಗಿದೆ ಮತ್ತು ಇಬ್‌ರಾಹೀಮ್ ಹಾಗೂ ಅವರ ಸಂಗಾತಿಗಳ ಪ್ರಾರ್ಥನೆ ಇದಾಗಿತ್ತು:) "ನಮ್ಮ ಪ್ರಭೂ, ನಾವು ನಿನ್ನ ಮೇಲೆಯೇ ಭರವಸೆಯನ್ನಿರಿಸಿದೆವು, ನಿನ್ನ ಕಡೆಗೇ ನಾವು ವಾಲಿದೆವು ಮತ್ತು ನಿನ್ನ ಸನ್ನಿಧಿಗೇ ನಮಗೆ ಮರಳಲಿಕ್ಕಿದೆ.

قَدْ كَانَتْ لَكُمْ أُسْوَةٌ حَسَنَةٌ فِي إِبْرَاهِيمَ
وَالَّذِينَ مَعَهُ إِذْ قَالُوا الْقَوْمِ لَهُمْ
إِنَّا بُرَّاءٌ مِنْكُمْ وَمِمَّا تَعْبُدُونَ مِنْ
دُونِ اللَّهِ كُفْرًا بِكُمْ وَبَدَا بَيْنَنَا وَ
بَيْنَكُمْ الْعَدَاوَةُ وَالْبَغْضَاءُ أَبَدًا حَتَّى
تُؤْمِنُوا بِاللَّهِ وَحَدَاةً إِلَّا قَوْلَ إِبْرَاهِيمَ
لِأَبِيهِ لَا يَبِيءُ لَكَ اسْتَعْفِرَنَّ لَكَ وَمَا أَمْلِكُ لَكَ
مِنَ اللَّهِ مِنْ شَيْءٍ رَبَّنَا عَلَيْكَ تَوَكَّلْنَا
وَإِلَيْكَ آبَيْنَا وَإِلَيْكَ الْمَصِيرُ ﴿٥١﴾

5. ನಮ್ಮ ಪ್ರಭೂ, ನಮ್ಮನ್ನು ಸತ್ಯನಿಷೇಧಿಗಳ ಪಾಲಿಗೆ ಪರೀಕ್ಷಾ ಸಾಧನವಾಗಿ ಮಾಡಿ ಬಿಡಬೇಡ⁶ ಮತ್ತು ನಮ್ಮ ಪ್ರಭೂ, ನಮ್ಮ

رَبَّنَا لَا تَجْعَلْنَا فِتْنَةً لِلَّذِينَ كَفَرُوا
وَاعْفِرْ لَنَا رَبَّنَا إِنَّا أَتَيْنَاكَ الْغَيْرِي

2. ಮಕ್ಕಾದಲ್ಲಿರುವ ತಮ್ಮ ಬಂಧು ಬಳಗದವರು ಯುದ್ಧದ ವೇಳೆ ಸುರಕ್ಷಿತವಾಗಿರಲೆಂದು ಹ. ಹಾತಿಬ್(ರ) ಈ ಕೆಲಸ ಮಾಡಿದ್ದರು. ಆದ್ದರಿಂದ ಯಾವ ಬಂಧು-ಬಳಗದವರಿಗಾಗಿ ನೀವು ಈ ಕೆಲಸ ಮಾಡಿದ್ದೀರೋ ಅವರು ಪರಲೋಕದಲ್ಲಿ ನಿಮ್ಮ ನೆರವಿಗೆ ಬರಲಾರರೆಂದು ಹೇಳಲಾಗುತ್ತಿದೆ.
3. ಅರ್ಥಾತ್- ಲೋಕದ ನೆಂಟಿಸ್ತಿಕೆ, ಸಂಬಂಧ ಮತ್ತು ಸಂಪರ್ಕಗಳನ್ನು ಅಲ್ಲಿ ಮುರಿಯಲಾಗುವುದು. ಪ್ರತಿಯೊಬ್ಬನೂ ಅಲ್ಲಿ ವೈಯಕ್ತಿಕ ನೆಲೆಯಲ್ಲಿ ಹಾಜರಾಗುವನು ಮತ್ತು ಪ್ರತಿಯೊಬ್ಬನಿಗೂ ತನ್ನ ಲೆಕ್ಕ ಸಮರ್ಪಣೆ ಮಾಡಬೇಕಾಗುವುದು. ಆದ್ದರಿಂದ ಯಾವ ವ್ಯಕ್ತಿಯೂ ಯಾವುದೇ ನೆಂಟಿಸ್ತಿಕೆ, ಸ್ನೇಹ ಅಥವಾ ಗುಂಪಿಗಾಗಿ ಯಾವುದೇ ನಿಷಿದ್ಧ ಕೆಲಸ ಮಾಡಬಾರದು. ಏಕೆಂದರೆ ಅವನು ಮಾಡಿದ್ದರ ಶಿಕ್ಷೆಯನ್ನು ಅವನು ಸ್ವತಃ ಅನುಭವಿಸಬೇಕಾಗುವುದು. ಅವನ ವೈಯಕ್ತಿಕ ಹೊಣೆಗಾರಿಕೆಯಲ್ಲಿ ಬೇರಾರೂ ಅವನಿಗೆ ಭಾಗೀದಾರರಾಗಲಾರರು.
4. ಅರ್ಥಾತ್- ನಾವು ನಿಮ್ಮನ್ನು ನಿರಾಕರಿಸುವವರಾಗಿದ್ದೇವೆ. ನೀವು ಸತ್ಯದಲ್ಲಿದ್ದೀರೆಂದಾಗಲಿ ನಿಮ್ಮ ಧರ್ಮವನ್ನಾಗಲಿ ನಾವು ಸಮ್ಮತಿಸುವುದಿಲ್ಲ.
5. ಬೇರೆ ಮಾತುಗಳಲ್ಲಿ ಹೇಳುವುದಾದರೆ ಅವರು ತಮ್ಮನ್ನು ನಿರಾಕರಿಸುವ ಬಹುದೇವಾರಾಧಕ ಜನಾಂಗದೊಂದಿಗೆ ಅತ್ಯಂತ ಸ್ಪಷ್ಟವಾಗಿ ಅಸಮಾಧಾನ ಮತ್ತು ಸಂಬಂಧರಾಹಿತವನ್ನು ಪ್ರಕಟಿಸಿದರು. ನಿಮ್ಮ ಪಾಲಿಗೆ ಹ. ಇಬ್‌ರಾಹೀಮ್(ಅ) ಈ ಧೋರಣೆ ಅನುಕರಣಾರ್ಹವಾಗಿದೆ. ಆದರೆ ಅವರು ತಮ್ಮ ಬಹುದೇವಾರಾಧಕ ತಂದೆಗಾಗಿ ಕ್ಷಮೆಯ ಪ್ರಾರ್ಥನೆ ಮಾಡುವ ವಚನ ಕೊಟ್ಟಿದ್ದಾಗಲಿ ಅಥವಾ ವಸ್ತುಶಃ ಅವರ ಪರವಾಗಿ ಪ್ರಾರ್ಥಿಸಿದ್ದಾಗಲಿ ನಿಮ್ಮ ಪಾಲಿಗೆ ಅನುಕರಣೀಯವಲ್ಲ.
6. ಸತ್ಯನಿಷೇಧಿಗಳಿಗೆ ಸತ್ಯವಿಶ್ವಾಸಿಗಳು ಅನೇಕ ರೂಪದಲ್ಲಿ 'ಫಿತ್ನಾ' ಅಥವಾ ಪರೀಕ್ಷಾಸಾಧನವಾಗಿ ಮಾರ್ಪಡಬಹುದು. ಉದಾಹರಣೆಗೆ ಸತ್ಯನಿಷೇಧಿಗಳು ಅವರ ಮೇಲೆ ಪ್ರಬಲರಾಗಿ ಬಿಡಬಹುದು. ಅದನ್ನು ಅವರು ನಾವು ಸತ್ಯದಲ್ಲಿದ್ದೇವೆ ಮತ್ತು ಸತ್ಯವಿಶ್ವಾಸಿಗಳು

ತಪ್ಪುಗಳನ್ನು ಕ್ಷಮಿಸು, ನಿಸ್ಸಂದೇಹವಾಗಿಯೂ ನೀನೇ ಪ್ರಬಲನೂ ಯುಕ್ತಿಪೂರ್ಣನೂ ಆಗಿರುತ್ತೀ."

○ الْحَكِيمُ

6. ನಿಮಗೆ ಮತ್ತು ಅಲ್ಲಾಹನಲ್ಲೂ ಪುನರುತ್ಥಾನ ದಿನದಲ್ಲೂ ನಿರೀಕ್ಷೆ ಇರಿಸಿರುವ ಪ್ರತಿಯೊಬ್ಬನಿಗೆ, ಅವರ ಚರ್ಯೆಯಲ್ಲಿ ಉತ್ತಮ ಆದರ್ಶವಿದೆ. ಯಾರಾದರೂ ಇದರಿಂದ ವಿಮುಖರಾದರೆ, ಅಲ್ಲಾಹನು ನಿರಪೇಕ್ಷನೂ ಸ್ವಯಂ ಪ್ರಶಂಸಾರ್ಹನೂ ಆಗಿರುತ್ತಾನೆ.

لَقَدْ كَانَ لَكُمْ فِيهِمْ أُسْوَةٌ حَسَنَةٌ
لِّمَن كَانَ يَرْجُوا اللَّهَ وَالْيَوْمَ
الْآخِرَ ۖ وَمَن يَتَوَلَّ فَإِنَّ اللَّهَ هُوَ
الْعَنِيُّ الْهَيْدِيُّ

7. ಇಂದು ನೀವು ಯಾರೊಂದಿಗೆ ವೈರ ಬೆಳೆಸಿಕೊಂಡಿರುವಿರೋ ಅವರ ಮತ್ತು ನಿಮ್ಮ ನಡುವೆ ಅಲ್ಲಾಹನು ಎಂದಾದರೂ ಸ್ನೇಹವನ್ನು ಉಂಟುಮಾಡಿ ಬಿಡಲೂಬಹುದು.⁷ ಅಲ್ಲಾಹನು ಬಹಳ ಸಮರ್ಥನಾಗಿದ್ದಾನೆ ಮತ್ತು ಅಲ್ಲಾಹನು ಅತ್ಯಂತ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

عَسَى اللَّهُ أَن يَجْعَلَ بَيْنَكُمْ وَبَيْنَ
الَّذِينَ عَادَيْتُم مِّنْهُمْ مَّوَدَّةً ۗ وَاللَّهُ
قَدِيرٌ ۙ وَاللَّهُ غَفُورٌ رَّحِيمٌ

8. ಧರ್ಮದ ವಿಷಯದಲ್ಲಿ ನಿಮ್ಮೊಡನೆ ಯುದ್ಧ ಮಾಡಿರದ ಹಾಗೂ ನಿಮ್ಮನ್ನು ನಿಮ್ಮ ಮನೆಗಳಿಂದ ಹೊರ ಹಾಕಿರದವರೊಂದಿಗೆ ಸೌಜನ್ಯ ಹಾಗೂ ನ್ಯಾಯದೊಂದಿಗೆ ವರ್ತಿಸುವುದರಿಂದ ಅಲ್ಲಾಹನು ನಿಮ್ಮನ್ನು ತಡೆಯುವುದಿಲ್ಲ. ಅಲ್ಲಾಹನು ನ್ಯಾಯಪಾಲನೆ ಮಾಡುವವರನ್ನು ಪ್ರೀತಿಸುತ್ತಾನೆ.⁸

لَا يَأْتِيكُمْ اللَّهُ عَنِ الَّذِينَ لَمْ يُقَاتِلُوكُمْ
فِي الدِّينِ وَ لَمْ يُخْرِجُوكُم مِّن دِيَارِكُمْ
أَن تَبَرُّوهُمْ وَ تُقْسِطُوا إِلَيْهِمْ ۗ إِنَّ
اللَّهَ يُحِبُّ الْمُقْسِطِينَ

9. ನೀವು ಧರ್ಮದ ವಿಷಯದಲ್ಲಿ ನಿಮ್ಮ ವಿರುದ್ಧ ಯುದ್ಧ

إِنَّمَا يَنْهَى اللَّهُ عَنِ الَّذِينَ قَاتَلُوكُمْ فِي الدِّينِ

ಸಂಪೂರ್ಣವಾಗಿ ಮಿಥ್ಯದಲ್ಲಿ ದ್ವಾರಂಬುದಕ್ಕೆ ಆಧಾರವೆಂದು ಪರಿಗಣಿಸಬಹುದು. ಸತ್ಯವಿಶ್ವಾಸಿಗಳ ಮೇಲೆ ಸತ್ಯನಿಷೇಧಗಳ ಶೋಷಣೆ ಮತ್ತು ದಬ್ಬಾಳಿಕೆ ಎಲ್ಲೆ ಮೀರಬಹುದು. ಕೊನೆಗೆ ಅವರು ಅವರಿಂದ ಒತ್ತಡಕ್ಕೊಳಗಾಗಿ ತಮ್ಮ ಧರ್ಮ ಮತ್ತು ಚಾರಿತ್ರ್ಯವನ್ನು ಮಾರಿಕೊಳ್ಳಬಹುದು. ಅಥವಾ ಸತ್ಯಧರ್ಮದ ಪ್ರಾತಿನಿಧ್ಯದ ಉನ್ನತ ಪದವಿಗೆ ತಲವಿದ ನಂತರವೂ ಆ ಸ್ಥಾನಕ್ಕೆ ಅನುಯೋಜ್ಯವಾದ ನೈತಿಕ ವೈಶಿಷ್ಟ್ಯಗಳಿಂದ ಮುಕ್ತವಾಗಿರಬಹುದು. ಅಜ್ಞಾನಪೀಡಿತ ಸಮಾಜದಲ್ಲಿ ಸಾಮಾನ್ಯವಾಗಿ ಹರಡುವಂತಹ ದೋಷಗಳನ್ನೇ ಲೋಕ ಅವರಲ್ಲೂ ಕಾಣಬಹುದು. ಆಗ ನಮ್ಮ ಸತ್ಯನಿಷೇಧಕ್ಕಿಂತ ಮಿಗಿಲಾದ ಅದಾವ ವಿಶೇಷತೆ ಈ ಧರ್ಮಕ್ಕಿದೆ ಎಂದು ಕೇಳುವ ಅವಕಾಶ ಸತ್ಯನಿಷೇಧಗಳಿಗೆ ದೊರೆಯಬಹುದು.

7. ಮೇಲಿನ ಸೂಕ್ತದಲ್ಲಿ ಮುಸ್ಲಿಮರಿಗೆ ಸತ್ಯನಿಷೇಧದಲ್ಲಿರುವ ತಮ್ಮ ಸಂಬಂಧಿಕರೊಂದಿಗೆ ಸಂಪರ್ಕ ಕಡಿದುಕೊಳ್ಳಲು ಹೇಳಿದ ನಂತರ, ನಿಮ್ಮ ಈ ಸಂಬಂಧಿಕರೇ ಮುಸ್ಲಿಮರಾಗಿ ಬಿಡಬಹುದು ಮತ್ತು ಇಂದಿರುವ ವೈಷಮ್ಯ ನಾಳೆ ಮತ್ತು ಪ್ರೀತಿಯಲ್ಲಿ ಪರಿವರ್ತನೆಗೊಳ್ಳಬಹುದೆಂಬ ವಿಶ್ವಾಸವನ್ನು ಮೂಡಿಸಲಾಗುತ್ತಿದೆ.
8. ಅರ್ಥಾತ್- ನಿಮ್ಮೊಂದಿಗೆ ಯಾರು ದ್ವೇಷವನ್ನು ಹೊಂದಿಲ್ಲವೋ ಅವರ ಬಗ್ಗೆ ನೀವೂ ದ್ವೇಷದಿಂದ ವರ್ತಿಸದಿರುವುದು ನ್ಯಾಯದ ಬೇಡಿಕೆಯಾಗಿದೆ. ಶತ್ರುಗಳನ್ನು ಮತ್ತು ಶತ್ರುಗಳಲ್ಲದವರನ್ನು ಒಂದೇ ಸ್ಥಾನದಲ್ಲಿರಿಸುವುದು ಮತ್ತು ಇಬ್ಬರೊಂದಿಗೂ ಒಂದೇ ರೀತಿಯ ಧೋರಣೆ ತಳೆಯುವುದು ನ್ಯಾಯವಲ್ಲ. ವಿಶ್ವಾಸವಿರಿಸಿದ್ದಕ್ಕಾಗಿ ನಿಮ್ಮ ಮೇಲೆ ಅಕ್ರಮವೆಸಗಿದ, ನಿಮ್ಮನ್ನು ದೇಶಬಿಟ್ಟು ಹೊರಡಲು ನಿರ್ಬಂಧಿಸಿದ ಮತ್ತು ಅನಂತರವೂ ನಿಮ್ಮ ಬೆಂಬಲದಂತಹ ವ್ಯಕ್ತಿಗಳೊಂದಿಗೆ ಕಠೋರವಾಗಿ ವರ್ತಿಸಲು ನಿಮಗೆ ಹಕ್ಕಿದೆ. ಆದರೆ ಅಕ್ರಮಗಳಲ್ಲಿ ಯಾವುದೇ ರೀತಿ ಪಾಲ್ಗೊಳ್ಳದಂತಹ ವ್ಯಕ್ತಿಗಳೊಂದಿಗೆ ಉತ್ತಮ ವರ್ತನೆ ಕೈಗೊಳ್ಳುವುದು ಮತ್ತು ನೆಂಟ್ರಿಸ್ತಿಕೆಯ ಸಂಬಂಧದ ಆಧಾರದಲ್ಲಿ ಅವರೊಂದಿಗೆ ನಿಮಗಿರುವ ಹಕ್ಕುಗಳನ್ನು ತೀರಿಸುವಲ್ಲಿ ಯಾವುದೇ ಚ್ಯುತಿ ಮಾಡದಿರುವುದು ನ್ಯಾಯದ ಬೇಡಿಕೆಯಾಗಿದೆ.

ಮಾಡಿರುವ ಹಾಗೂ ನಿಮ್ಮನ್ನು ನಿಮ್ಮ ಮನೆಗಳಿಂದ ಹೊರ ಹಾಕಿರುವ ಮತ್ತು ನಿಮ್ಮನ್ನು ಹೊರ ಹಾಕುವ ವಿಷಯದಲ್ಲಿ ಪರಸ್ಪರ ಸಹಕರಿಸಿರುವ ಜನರೊಂದಿಗೆ ಸ್ನೇಹ ಬೆಳೆಸುವುದರಿಂದ ಮಾತ್ರ ಅಲ್ಲಾಹನು ನಿಮ್ಮನ್ನು ತಡೆಯುತ್ತಾನೆ. ಅವರೊಂದಿಗೆ ಸ್ನೇಹ ಬೆಳೆಸುವವರೇ ಅಕ್ರಮಿಗಳು.

وَ أَخْرَجَكُمْ مِنْ دِيَارِكُمْ وَ ظَهَرُوا عَلَىٰ
إِخْرَاجِكُمْ أَنْ تَوَلَّوهُمْ ۚ وَمَنْ يَتَوَلَّهُمْ
فَأُولَٰئِكَ هُمُ الظَّالِمُونَ ④

10. ಸತ್ಯವಿಶ್ವಾಸಿಗಳೇ, ಸತ್ಯವಿಶ್ವಾಸಿನಿಯರು ವಲಸೆ ಮಾಡಿ ನಿಮ್ಮ ಬಳಿಗೆ ಬಂದರೆ, (ಅವರು ಸತ್ಯವಿಶ್ವಾಸಿನಿಯರೆಂಬ ಕುರಿತು) ಪರೀಕ್ಷಿಸಿಕೊಳ್ಳಿರಿ. ಅವರ ಸತ್ಯವಿಶ್ವಾಸದ ನಿಜಸ್ಥಿತಿಯನ್ನು ಅಲ್ಲಾಹನೇ ಚೆನ್ನಾಗಿ ಬಲ್ಲನು. ಅವರು ಸತ್ಯವಿಶ್ವಾಸಿನಿಯರೆಂದು ನಿಮಗೆ ತಿಳಿದು ಬಂದಾಗ, ಅವರನ್ನು ಸತ್ಯನಿಷೇಧಿಗಳ ಕಡೆಗೆ ಮರಳಿಸಬೇಡಿರಿ. ಅವರು ಸತ್ಯನಿಷೇಧಿಗಳ ಪಾಲಿಗೆ ಧರ್ಮಬದ್ಧರಲ್ಲ ಮತ್ತು ಸತ್ಯನಿಷೇಧಿಗಳು ಅವರ ಪಾಲಿಗೂ ಧರ್ಮಬದ್ಧರಲ್ಲ. ಅವರ ಸತ್ಯನಿಷೇಧಿ ಗಂಡಂದಿರು ಅವರಿಗೆ ಕೊಟ್ಟಿದ್ದ 'ವಿವಾಹಧನ' ವನ್ನು ಅವರಿಗೆ ಮರಳಿಸಿರಿ. ನೀವು ಅವರ 'ವಿವಾಹಧನ'ವನ್ನು ಪಾವತಿ ಮಾಡಿದ ಮೇಲೆ ನೀವು ಅವರೊಂದಿಗೆ ನಿಕಾಹ್ ಮಾಡಿಕೊಳ್ಳುವುದರಲ್ಲೇನೂ ದೋಷವಿಲ್ಲ¹⁰ ಮತ್ತು ನೀವು ಕೂಡಾ ಸತ್ಯನಿಷೇಧಿ ಸ್ತ್ರೀಯರನ್ನು ನಿಮ್ಮ ವಿವಾಹ ಬಂಧನದಲ್ಲಿ ತಡೆದಿರಿಸಿಕೊಳ್ಳಬೇಡಿರಿ. ನೀವು ನಿಮ್ಮ ಸತ್ಯನಿಷೇಧಿ ಪತ್ನಿಯರಿಗೆ ಕೊಟ್ಟಿದ್ದ ವಿವಾಹಧನವನ್ನು ಮರಳಿ ಪಡೆದುಕೊಳ್ಳಿರಿ ಮತ್ತು ಸತ್ಯನಿಷೇಧಿಗಳು ತಮ್ಮ ಮುಸ್ಲಿಮ್ ಪತ್ನಿಯರಿಗೆ ಕೊಟ್ಟಿದ್ದ 'ವಿವಾಹಧನ'ವನ್ನು ಮರಳಿ ಪಡೆದುಕೊಳ್ಳಲಿ. ಇದು ಅಲ್ಲಾಹನ ಆದೇಶವಾಗಿದೆ. ಅವನು ನಿಮ್ಮ ನಡುವೆ ತೀರ್ಮಾನ ಮಾಡುತ್ತಾನೆ. ಅವನು ಸರ್ವಜ್ಞನೂ ಯುಕ್ತಿಪೂರ್ಣನೂ ಆಗಿರುತ್ತಾನೆ.

يَا أَيُّهَا الَّذِينَ آمَنُوا إِذَا جَاءَكُمُ الْمُؤْمِنَاتُ
مُهَاجِرَاتٍ فَأَمْتَحِنُوهُنَّ ۚ إِنَّ اللَّهَ
أَعْلَمُ بِإِيمَانِهِنَّ ۚ فَإِنْ عَلِمْتُمُوهُنَّ
مُؤْمِنَاتٍ فَلَا تَرْجِعُوهُنَّ إِلَى الْكُفَّارِ ۚ لَا
هُنَّ حِلٌّ لَّهُمْ وَلَا هُمْ يَحِلُّونَ لَهُنَّ
وَ إِنْ تَوَلَّوهُنَّ فَأُولَٰئِكَ هُمُ
الظَّالِمُونَ ۚ ④

9. ಹುದೈಬಿಯಾ ಸಂಧಿಯ ಬಳಿಕ ಮೊದಮೊದಲು ಮುಸ್ಲಿಮ್ ಪುರುಷರು ಮಕ್ಕಾದಿಂದ ಓಡೋಡಿ ಮದೀನಾಕ್ಕೆ ಬರುತ್ತಿದ್ದರು ಮತ್ತು ಒಪ್ಪಂದದ ಶರತ್ತುಗನುಗುಣವಾಗಿ ಅವರನ್ನು ಮರಳಿಸಲಾಗುತ್ತಿತ್ತು. ಅನಂತರ ಮುಸ್ಲಿಮ್ ಸ್ತ್ರೀಯರೂ ಬರಲಾರಂಭಿಸಿದರು. ಆಗ ಸತ್ಯನಿಷೇಧಿಗಳು ಒಪ್ಪಂದದ ಆಧಾರದಲ್ಲಿ ಅವರನ್ನೂ ಮರಳಿಸಬೇಕೆಂಬ ಬೇಡಿಕೆಯನ್ನು ಮುಂದಿಟ್ಟರು. ಹುದೈಬಿಯಾ ಸಂಧಿಯ ಶರತ್ತುಗಳು ಮಹಿಳೆಯರಿಗೂ ಅನ್ವಯಿಸುತ್ತದೆಯೇ ಎಂಬ ಪ್ರಶ್ನೆ ಆಗ ಉದ್ಭವಿಸಿತು. ಪ್ರಸ್ತುತ ಪ್ರಶ್ನೆಗೆ ಅಲ್ಲಾಹನು ಈ ಸೂಕ್ತದಲ್ಲಿ ಉತ್ತರ ನೀಡಿದ್ದಾನೆ. ಅವರು ಮುಸ್ಲಿಮರಾಗಿದ್ದು, ಸತ್ಯವಿಶ್ವಾಸಕ್ಕಾಗಿಯೇ ಅವರು ವಲಸೆ ಕೈಗೊಂಡಿದ್ದಾರೆ. ಬೇರಾವುದೇ ವಸ್ತು ಅವರನ್ನು ಎಳೆತಂದಿಲ್ಲವೆಂದು ನಿಮಗೆ ಖಾತ್ರಿಯಾದರೆ ಅವರನ್ನು ಮರಳಿಸಬೇಕಾಗಿಲ್ಲ ಎಂದು ಹೇಳಲಾಗಿದೆ. ಒಪ್ಪಂದದ ಶರತ್ತುಗಳಲ್ಲಿ 'ರಜುಲನ್'(ಪುರುಷರು) ಎಂಬ ಪದ ಪ್ರಯೋಗವಾಗಿತ್ತು. ಇದರ ಆಧಾರದಲ್ಲೇ ಈ ಆಜ್ಞೆ ನೀಡಲಾಗಿದೆ ಎಂದು ಬುಖಾರಿಯವರ ಉಲ್ಲೇಖದಿಂದ ವ್ಯಕ್ತವಾಗುತ್ತದೆ.

10. ಅರ್ಥಾತ್- ಅವರ ಸತ್ಯನಿಷೇಧಿ ಪತ್ನಿಯಂದಿರಿಗೆ ಮರಳಿಸಲಾಗುವ 'ಮಹರ್' (ವಧುದಕ್ಷಿಣೆ) ಸ್ವತಃ ಆ ಸ್ತ್ರೀಯರ 'ಮಹರ್' ಎನಿಸಿಕೊಳ್ಳಲಾರದು. ಸದ್ಯ ಯಾವ ಮುಸ್ಲಿಮನಾದರೂ ಆ ಪೈಕಿ ಯಾವುದೇ ಸ್ತ್ರೀಯೊಂದಿಗೆ ನಿಕಾಹ್ ಮಾಡಿಕೊಳ್ಳಬಯಸಿದರೆ ಅವರ 'ಮಹರ್' ಪಾವತಿಸಿ ಅವರನ್ನು ವಿವಾಹ ಮಾಡಿಕೊಳ್ಳಬಹುದು.

11. ಇನ್ನು ನಿಮ್ಮ ಸತ್ಯನಿಷೇಧಿ ಪತ್ನಿಯರ ವಿವಾಹ ಧನದಿಂದ ಏನಾದರೂ ಸತ್ಯನಿಷೇಧಿಗಳಿಂದ ನಿಮಗೆ ಮರಳಿ ಸಿಗದಿದ್ದರೆ, ಅನಂತರ ನಿಮ್ಮ ಸರದಿ ಬಂದಾಗ ಯಾರ ಪತ್ನಿಯರು ಅತ್ತ ಉಳಿದು ಬಿಟ್ಟಿರುವರೋ ಅವರಿಗೆ ಅವರು ಕೊಟ್ಟಿರುವ ವಿವಾಹ ಧನಕ್ಕೆ ಸಮಾನದಷ್ಟು ಮೊತ್ತವನ್ನು ಕೊಟ್ಟುಬಿಡಿರಿ ಮತ್ತು ನೀವು ವಿಶ್ವಾಸ ವಿರಿಸಿರುವ ಅಲ್ಲಾಹನನ್ನು ಭಯ ಪಡುತ್ತಲಿರಿ.

وَإِنْ قَاتَلْتُمْ شُرَكَائِي مَنْ أَرْوَاهُمْ إِلَى
الْكَفَّارِ فَعَاتِبْتُمْ فَاتُوا الَّذِينَ ذَهَبَتْ
أَرْوَاهُمْ مِثْلَ مَا أَنْفَقُوا وَاتَّقُوا
اللَّهَ الَّذِي أَنْتُمْ بِهِ مُؤْمِنُونَ ⑩

12. ಸಂದೇಶವಾಹಕರೇ, ಸತ್ಯವಿಶ್ವಾಸಿನಿಯರು, ನಿಷ್ಠೆಯ ಕರಾರು ಮಾಡಲು ನಿಮ್ಮ ಬಳಿಗೆ ಬಂದು¹¹ ತಾವು ಅಲ್ಲಾಹನೊಂದಿಗೆ ಯಾರನ್ನೂ ಸಹಭಾಗಿಗಳಾಗಿ ಮಾಡಲಾರವು, ಕಳವು ಮಾಡಲಾರವು, ವ್ಯಭಿಚಾರವೆಸಗಲಾರವು, ತಮ್ಮ ಮಕ್ಕಳನ್ನು ವಧಿಸಲಾರವು, ತಮ್ಮ ಕೈಕಾಲುಗಳ ಮುಂದೆ ಯಾವುದೇ ಸುಳ್ಳಾರೋಪವನ್ನು ಸೃಷ್ಟಿಸಿ ತರಲಾರವು¹² ಮತ್ತು ಯಾವುದೇ ಸತ್ಕಾರ್ಯದ ವಿಷಯದಲ್ಲಿ ನಿಮ್ಮ ಆಜ್ಞೋಲ್ಲಂಘನೆ ಮಾಡಲಾರವು¹³ ಎಂದು ಪ್ರತಿಜ್ಞೆ ಮಾಡಿದಾಗ, ಅವರಿಂದ ಕರಾರನ್ನು ಸ್ವೀಕರಿಸಿಕೊಳ್ಳಿರಿ ಮತ್ತು ಅವರಿಗಾಗಿ ಅಲ್ಲಾಹನೊಡನೆ ಕ್ಷಮಾಯಾಚನೆ ಮಾಡಿರಿ.

يَا أَيُّهَا النَّبِيُّ إِذَا جَاءَكَ الْمُؤْمِنَاتُ
يُبَايِعْنَكَ عَلَى أَنْ لَا يُشْرِكْنَ بِاللَّهِ
شَيْئًا وَلَا يَسْرِقْنَ وَلَا يَزْنِينَ
وَلَا يَقْتُلْنَ أَوْلَادَهُنَّ وَلَا يَأْتِينَ
بِهَتَّانٍ يَفْتَرِيْنَ بَيْنَ أَيْدِيْهِنَّ
وَأَرْجُلِهِنَّ وَلَا يَعْتَصِبْنَ فِي
مَعْرُوفٍ قَبَائِحَهُنَّ وَأَسْتَغْفِرْ لَهُنَّ

11. ಈ ಸೂಕ್ತಗಳು ಮಕ್ಕಾ ವಿಜಯಕ್ಕೆ ಸ್ವಲ್ಪ ಮೊದಲು ಅವತೀರ್ಣಗೊಂಡಿತ್ತು. ಅನಂತರ ಮಕ್ಕಾ ವಿಜಯವಾದಾಗ ಕುರೈಶರು ತಂಡೋಪತಂಡವಾಗಿ ಪ್ರವಾದಿವರ್ಯರೊಂದಿಗೆ(ಸ) 'ಬೈಅತ್' ಮಾಡಲು ಹಾಜರಾಗತೊಡಗಿದರು. ಪುರುಷರಿಂದ ಅವರು 'ಸಫಾ' ಬೆಟ್ಟದಲ್ಲಿ ಸ್ವತಃ ಬೈಅತ್ ಪಡೆದರು. ಮಹಿಳೆಯರಿಂದ ಬೈಅತ್ ಮತ್ತು ಈ ಸೂಕ್ತದಲ್ಲಿ ಉಲ್ಲೇಖಿಸಲಾಗಿರುವ ವಿಷಯಗಳ ಬಗ್ಗೆ ಕರಾರು ಪಡೆಯಲು ಅವರು ಹ. ಉಮರ್ರನ್ನು(ರ) ತಮ್ಮ ಪರವಾಗಿ ನೇಮಿಸಿದರು. ತರುವಾಯ ಮದೀನಾಕ್ಕೆ ಮರಳಿದ ನಂತರ ಅವರು ಮನೆಯೊಂದರಲ್ಲಿ ಅನ್ನಾರ್ಗಳ ಪೈಕಿಯ ಮಹಿಳೆಯರಿಗೆ ಒಟ್ಟು ಸೇರುವಂತೆ ಆದೇಶಿಸಿ ಹ. ಉಮರ್ರನ್ನು(ರ) ಅವರೊಂದಿಗೆ 'ಬೈಅತ್' ಪಡೆಯಲು ಕಳುಹಿಸಿದರು.

12. ಅರ್ಥಾತ್- ಎರಡು ವಿಧದ ಆರೋಪಗಳು. ಮೊದಲನೆಯದಾಗಿ ಮಹಿಳೆಯೊಬ್ಬಳು ಇತರ ಮಹಿಳೆಯರ ಬಗ್ಗೆ ಪುರುಷರೊಂದಿಗೆ ಸರಸ ಸಂಬಂಧ ಹೊಂದಿರುವ ಬಗ್ಗೆ ಆರೋಪಿಸುವುದು ಮತ್ತು ಆ ಬಗ್ಗೆ ಅಲ್ಲಸಲ್ಲದ ಕಥೆ ಹೆಣೆಯುವುದು. ಎರಡನೆಯದಾಗಿ ಮಹಿಳೆಯೊಬ್ಬಳು ಇತರರಿಂದ ಹುಟ್ಟಿದ ಮಗುವನ್ನು ಹೆತ್ತು, ಇದು ನಿನ್ನ ಮಗುವೇ ಆಗಿದೆ ಎಂದು ಪತಿಯಲ್ಲಿ ವಿಶ್ವಾಸ ಮೂಡಿಸುವುದು.

13. ಈ ಸಂಕ್ಷಿಪ್ತ ವಾಕ್ಯದಲ್ಲಿ ಎರಡು ಪ್ರಮುಖ ಕಾನೂನಿನ ಅಂಶವನ್ನು ವಿವರಿಸಲಾಗಿದೆ. ಮೊದಲನೆಯದಾಗಿ ಪ್ರವಾದಿವರ್ಯರ(ಸ) ಅನುಸರಣೆಗೊ ಒಳಿತಿನಲ್ಲಿ ಅನುಸರಿಸುವ ಶರತ್ತು ವಿಧಿಸಲಾಗಿದೆ. ನಿಜವಾಗಿ ಪ್ರವಾದಿವರ್ಯರ(ಸ) ಎಂದಾದರೂ ಕೆಡುಕನ್ನು ಆದೇಶಿಸಿಯಾರಂದು ಕಿಂಚಿತ್ ಸಂಶಯ ಪಡಲಿಕ್ಕೂ ಆಸ್ಪದವಿರಲಿಲ್ಲ. ಅದರ ಹೊರತಾಗಿಯೂ ಇಂತಹ ಆದೇಶ ಕೊಡಲಾಗಿದೆ. ಇದರಿಂದ ಲೋಕದಲ್ಲಿ ದೇವನ ನಿಯಮಗಳನ್ನು ಮೀರಿ ಯಾವುದೇ ಸೃಷ್ಟಿಯನ್ನು ಅನುಸರಿಸಲಾಗುವುದಿಲ್ಲ ಎಂಬ ವಿಚಾರ ಸ್ಪಷ್ಟವಾಗುತ್ತದೆ. ಏಕೆಂದರೆ ಸ್ವತಃ ಪ್ರವಾದಿವರ್ಯರ(ಸ) ಅನುಸರಣೆಗೆ ಒಳಿತಿನಲ್ಲಿ ಅವರನ್ನು ಅನುಸರಿಸುವ ಶರತ್ತು ಒಡ್ಡಲಾಗಿದೆ. ಹಾಗಿರುವಾಗ ಇನ್ನಿತರರಿಗೆ ನಿಶ್ಚಯ ಅನುಸರಣೆ ಅಥವಾ ದೇವನಿಯಮಕ್ಕೆ ವಿರುದ್ಧವಾದ ಯಾವುದೇ ವಿಧಿ ನಿಯಮ ಇಲ್ಲವೇ ಸಂಪ್ರದಾಯದ ಪಾಲನೆಯ ಹಕ್ಕು ಅನ್ವಯವಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಎರಡನೆಯದಾಗಿ ಇಲ್ಲಿ ಸಾಂವಿಧಾನಿಕವಾಗಿ ಬಹಳ ಮಹತ್ವ ಹೊಂದಿರುವ ವಿಷಯವನ್ನು ವಿವರಿಸಲಾಗಿದೆ. ಅದೇನೆಂದರೆ ಈ ಸೂಕ್ತದಲ್ಲಿ ಐದು ನಕಾರಾತ್ಮಕ ಆದೇಶಗಳನ್ನು ನೀಡಿದ ನಂತರ ಒಂದು ಸಕಾರಾತ್ಮಕ ಆದೇಶ ಕೊಡಲಾಗಿದೆ. ಎಲ್ಲಾ ರೀತಿಯ ಒಳಿತುಗಳಲ್ಲಿ ಪ್ರವಾದಿವರ್ಯರನ್ನು(ಸ) ಅನುಸರಿಸಬೇಕೆಂಬುದೇ ಈ ಆದೇಶ. ಕೆಡುಕುಗಳಿಗೆ ಸಂಬಂಧಿಸಿದಂತೆ ಅಜ್ಞಾನ ಕಾಲದ ಸ್ತ್ರೀಯರು ನಿರತರಾಗಿದ್ದ ದೊಡ್ಡ ದೊಡ್ಡ ಕೆಡುಕುಗಳನ್ನು ಪ್ರಸ್ತಾಪಿಸಿ ಅದರಿಂದ ದೂರವಿರುವ ಕರಾರು ಪಡೆಯಲಾಗಿದೆ. ಆದರೆ ಒಳಿತುಗಳಿಗೆ ಸಂಬಂಧಿಸಿದಂತೆ ಅದರ ಯಾವುದೇ ಪಟ್ಟಿಯನ್ನು ಮುಂದಿಟ್ಟು

ಖಂಡಿತವಾಗಿಯೂ ಅಲ್ಲಾಹನು ಕ್ಷಮಾಶೀಲನೂ ಕರುಣಾ
ನಿಧಿಯೂ ಆಗಿರುತ್ತಾನೆ.



13. ಸತ್ಯವಿಶ್ವಾಸಿಗಳೇ, ಅಲ್ಲಾಹನ ಕ್ರೋಧಕ್ಕೊಳಗಾದವರನ್ನು ಮಿತ್ರ
ರಾಗಿ ಮಾಡಿಕೊಳ್ಳಬೇಡಿರಿ. ಸಮಾಧಿಗಳೊಳಗೆ ಬಿದ್ದಿರುವ ಸತ್ಯ
ನಿಷೇಧಿಗಳು ಪರಲೋಕದ ಬಗ್ಗೆ ನಿರಾಶರಾಗಿ ಬಿಟ್ಟಂತೆಯೇ
ಇವರು ನಿರಾಶರಾಗಿ ಬಿಟ್ಟಿರುತ್ತಾರೆ.

اللَّهُ ط إِنَّ اللَّهَ غَفُورٌ رَّحِيمٌ ﴿١٧﴾

يَا أَيُّهَا الَّذِينَ آمَنُوا لَا تَتَوَلَّوْا قَوْمًا
غَضِبَ اللَّهُ عَلَيْهِمْ قَدْ يَكْفُرُونَ مِنْ
الْآخِرَةِ كَمَا يَكْفُرُونَ مِنْ
أَصْحَابِ الْقُبُورِ ﴿١٧﴾

﴿١٧﴾

ಇಂತಿಂಹ ಕೆಲಸಗಳನ್ನು ಮಾಡಬೇಕೆಂಬ ಕರಾರು ಪಡೆಯಲಾಗಿಲ್ಲ. ಬದಲಾಗಿ ಪ್ರವಾದಿವರ್ಯರು(ಸ) ಯಾವುದೇ ಸತ್ಯಾರ್ಥದ ಬಗ್ಗೆ
ಆದೇಶಿಸಿದರೂ ಅದನ್ನು ಅನುಸರಿಸಬೇಕು ಎಂದು ಹೇಳಲಾಗಿದೆ.



(ಅವತೀರ್ಣ - ಮದೀನಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಭೂಮಿ-ಆಕಾಶಗಳಲ್ಲಿರುವ ಪ್ರತಿಯೊಂದು ವಸ್ತುವೂ ಅಲ್ಲಾಹನನ್ನು ಜಪಿಸಿದೆ ಮತ್ತು ಅವನು ಪ್ರಬಲನೂ ಯುಕ್ತಿಪೂರ್ಣನೂ ಆಗಿರುತ್ತಾನೆ.
2. ಸತ್ಯವಿಶ್ವಾಸಿಗಳೇ, ನೀವು ಮಾಡದ್ದನ್ನು ಆಡುತ್ತೀರೇಕೆ?
3. ಮಾಡದ್ದನ್ನು ಆಡುವುದು ಅಲ್ಲಾಹನ ಬಳಿ ಅತ್ಯಂತ ಅಪ್ರಿಯ ಕೃತ್ಯವಾಗಿದೆ.
4. ಅಲ್ಲಾಹನಿಗಂತು, ಅವನ ಮಾರ್ಗದಲ್ಲಿ ಸೀಸದ ಎರಕ ಹೊಯ್ದು ಉಕ್ಕಿನ ಗೋಡೆಯೋ ಎಂಬಂತೆ ಪಂಕ್ತಿಬದ್ಧರಾಗಿ ಹೋರಾಡುವವರೇ ಪ್ರಿಯರು.¹
5. ಮೂಸಾ, ತಮ್ಮ ಜನಾಂಗದೊಡನೆ, "ನನ್ನ ಜನಾಂಗದವರೇ, ನಾನು ನಿಮ್ಮ ಕಡೆಗೆ ಕಳುಹಿಸಲ್ಪಟ್ಟ ದೇವಸಂದೇಶವಾಹಕನೆಂಬುದು ನಿಮಗೆ ಚೆನ್ನಾಗಿ ತಿಳಿದಿದ್ದರೂ ನೀವು ನನ್ನನ್ನೇಕೆ ಹಿಂಸಿಸುತ್ತೀರಿ?"² ಎಂದು ಹೇಳಿದ್ದನ್ನು ಸ್ಮರಿಸಿರಿ. ತರುವಾಯ

بِسْمِ اللَّهِ الرَّحْمَنِ الرَّحِيمِ

سَبَّحَ لِلَّهِ مَا فِي السَّمَوَاتِ وَمَا فِي الْأَرْضِ ① وَهُوَ الْعَزِيزُ الْحَكِيمُ

يَا أَيُّهَا الَّذِينَ آمَنُوا لِمَ تَقُولُونَ مَا لَا تَعْمَلُونَ ②

كَبُرَ مَقْتًا عِنْدَ اللَّهِ أَنْ تَقُولُوا مَا لَا تَعْمَلُونَ ③

إِنَّ اللَّهَ يُحِبُّ الَّذِينَ يُقَاتِلُونَ فِي سَبِيلِهِ صَفًا كَأَنَّهُمْ بُنْيَانٌ مَرْصُومٌ ④

وَإِذْ قَالَ مُوسَى لِقَوْمِهِ يُقَوْمِ لِمَ تَقُولُونَ L

1. ಮೊಟ್ಟ ಮೊದಲನೆಯದಾಗಿ ಅಲ್ಲಾಹನ ಮಾರ್ಗದಲ್ಲಿ ಪ್ರಾಣವನ್ನು ಪಣಕಿಟ್ಟು ಹೋರಾಡಲು ಮತ್ತು ಅಪಾಯಗಳನ್ನು ಸಹಿಸಲು ಸಿದ್ಧರಿರುವ ಸತ್ಯವಿಶ್ವಾಸಿಗಳು ಮಾತ್ರ ಅಲ್ಲಾಹನ ಸಂಪ್ರೀತಿಯನ್ನು ಗಳಿಸುತ್ತಾರೆಂದು ಇದರಿಂದ ತಿಳಿದು ಬರುತ್ತದೆ. ಎರಡನೆಯದಾಗಿ ಅಲ್ಲಾಹನಿಗೆ ಪ್ರೀತಿ ಪಾತ್ರವಾದ ಸೇನೆಯಲ್ಲಿ ಮೂರು ಗುಣಗಳಿರಬೇಕು. ಮೊದಲನೆಯದಾಗಿ ಅದು ಸರಿಯಾಗಿ ವಿವೇಚನೆ ನಡೆಸಿ ಅಲ್ಲಾಹನ ಮಾರ್ಗದಲ್ಲಿ ಹೋರಾಡಬೇಕು. 'ಫೀಸಬೀಲಿಲ್ಲಾಹ್' (ಅಲ್ಲಾಹನ ಮಾರ್ಗದಲ್ಲಿ) ಎಂದು ಪರಿಗಣಿಸಲ್ಪಡದಂತಹ ಮಾರ್ಗದಲ್ಲಿ ಹೋರಾಡಬಾರದು. ಎರಡನೆಯದಾಗಿ ಅಶಿಸ್ತು ಮತ್ತು ವಿಚ್ಛಿದ್ರತೆಯಿಲ್ಲದೆ ಸುಭದ್ರವಾದ ಸಂಘಟನೆಯೊಂದಿಗೆ ಪಂಕ್ತಿಬದ್ಧರಾಗಿ ಹೋರಾಡಬೇಕು. ಮೂರನೆಯದಾಗಿ ಶತ್ರುಗಳ ಎದುರಿಗೆ ಅವರು 'ಉಕ್ಕಿನಿಂದ ಎರಕ ಹೊಯ್ದು ಗೋಡೆಗಳಂತಾಗಿ ಬಿಡಬೇಕು.
2. ಬನೀಇಸ್ರಾಕೀಲರು ತಮ್ಮ ಪ್ರವಾದಿಯೊಂದಿಗೆ ತೋರಿದಂತಹ ಧೋರಣೆಯನ್ನು ಮುಸ್ಲಿಮರು ಅನುಸರಿಸಬಾರದೆಂದು ಈ ಮಾತು ಹೇಳಲಾಗಿದೆ. ಅನ್ಯಥಾ ಅವರು ಬನೀಇಸ್ರಾಕೀಲರು ಎದುರಿಸಿದಂತಹ ಪರಿಣಾಮವನ್ನು ಎದುರಿಸದೆ ಇರಲಾರರೆಂಬ ಎಚ್ಚರಿಕೆಯನ್ನೂ ನೀಡಲಾಗಿದೆ.

8. ಇವರು ಅಲ್ಲಾಹನ ಜ್ಯೋತಿಯನ್ನು ತಮ್ಮ ಬಾಯಿಯಿಂದ ಉದಿ ನಂದಿಸಲಿಚ್ಛಿಸುತ್ತಾರೆ ಮತ್ತು ಅಲ್ಲಾಹನು ತನ್ನ ಜ್ಯೋತಿ ಯನ್ನು ಸಂಪೂರ್ಣವಾಗಿ ಹಬ್ಬಿಸಿಯೇ ತೀರಲು ನಿರ್ಧರಿಸಿದ್ದಾನೆ. ಇದು ಸತ್ಯನಿಷೇಧಿಗಳಿಗೆ ಎಷ್ಟೇ ಅಪ್ರಿಯವಾಗಿದ್ದರೂ ಸರಿಯೇ.

يُرِيدُونَ لِيُطْفِئُوا نُورَ اللَّهِ بِأَنفُسِهِمْ
وَ اللَّهُ مُتِمُّ نُورِهِ وَ لَوْ كَرِهَ الْكَافِرُونَ ①

9. ಸನ್ಮಾರ್ಗ ಮತ್ತು ಸತ್ಯಧರ್ಮದೊಂದಿಗೆ ತನ್ನ ಸಂದೇಶವಾಹಕನನ್ನು ಕಳುಹಿಸಿರುವವನು ಅವನೇ. ಅದನ್ನು ಸಂಪೂರ್ಣ ಧರ್ಮದ ಮೇಲೆ ಪ್ರಬಲಗೊಳಿಸಲಿಕ್ಕಾಗಿ. ಬಹುದೇವ ವಿಶ್ವಾಸಿಗಳಿಗೆ ಇದು ಎಷ್ಟೇ ಅಪ್ರಿಯವಾದರೂ ಸರಿಯೆ.

هُوَ الَّذِي أَرْسَلَ رَسُولَهُ بِالْهُدَى
وَ دِينِ الْحَقِّ لِيُظْهِرَهُ عَلَى الدِّينِ
كُلِّهِ وَ لَوْ كَرِهَ الْمُشْرِكُونَ ②

10. ಸತ್ಯವಿಶ್ವಾಸಿಗಳೇ, ನಿಮ್ಮನ್ನು ವೇದನಾಯುಕ್ತ ಯಾತನೆಯಿಂದ ರಕ್ಷಿಸುವಂತಹ ಒಂದು ವ್ಯಾಪಾರವನ್ನು ನಾನು ನಿಮಗೆ ತೋರಿಸಿ ಕೊಡಲೇ?

يَا أَيُّهَا الَّذِينَ آمَنُوا هَلْ أَدُلُّكُمْ عَلَى
تِجَارَةٍ تُجْزِيكُمْ مِنْ عَذَابِ آلِ يَوْمِ ③

11. ಅಲ್ಲಾಹ್ ಮತ್ತು ಅವನ ಸಂದೇಶವಾಹಕರ ಮೇಲೆ ವಿಶ್ವಾಸವಿರಿಸಿರಿ ಮತ್ತು ನಿಮ್ಮ ಸಂಪತ್ತುಗಳಿಂದಲೂ ಜೀವಗಳಿಂದಲೂ ಅಲ್ಲಾಹನ ಮಾರ್ಗದಲ್ಲಿ ಹೋರಾಡಿರಿ. ನೀವು ಅರಿಯುವವರಾಗಿದ್ದರೆ, ನಿಮ್ಮ ಪಾಲಿಗೆ ಇದೇ ಉತ್ತಮವಾಗಿದೆ.

تُؤْمِنُونَ بِاللَّهِ وَ رَسُولِهِ وَ تُجَاهِدُونَ
فِي سَبِيلِ اللَّهِ بِأَمْوَالِكُمْ وَ أَنفُسِكُمْ
ذَلِكَ خَيْرٌ لَكُمْ إِنْ كُنْتُمْ تَعْلَمُونَ ④

12. ಅಲ್ಲಾಹನು ನಿಮ್ಮ ಪಾಪಗಳನ್ನು ಕ್ಷಮಿಸುವನು ಮತ್ತು ತಳ ಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವಂತಹ ಸ್ವರ್ಗೋದ್ಯಾನ ಗಳಲ್ಲಿ ನಿಮ್ಮನ್ನು ಪ್ರವೇಶಗೊಳಿಸುವನು. ಸದಾ ನೆಲೆಸುವಂತಹ ಸ್ವರ್ಗಗಳಲ್ಲಿ ಅತ್ಯುತ್ತಮ ಭವನಗಳನ್ನು ನಿಮಗೆ ದಯಪಾಲಿಸುವನು. ಇದೇ ಮಹಾ ಯಶಸ್ಸು-

يَغْفِرْ لَكُمْ ذُنُوبَكُمْ وَ يُدْخِلْكُمْ
جَنَّاتٍ تَجْرِي مِنْ تَحْتِهَا الْأَنْهَارُ
وَ مَسْكِنٍ كَثِيرٍ فِي جَنَّاتٍ عَدْنٍ ط
ذَلِكَ الْفَوْزُ الْعَظِيمُ ⑤

13. ಮತ್ತು ನೀವು ಬಯಸುವಂತಹ ಇನ್ನೊಂದು ವಸ್ತುವನ್ನೂ ನಿಮಗೆ ಕೊಡುವನು. ಅಂದರೆ, ಅಲ್ಲಾಹನ ಕಡೆಯಿಂದ ಸಹಾಯ ಮತ್ತು ಶೀಘ್ರದಲ್ಲೇ ಸಿಗಲಿರುವ ವಿಜಯ. ಸಂದೇಶವಾಹಕರೇ, ಸತ್ಯವಿಶ್ವಾಸಿಗಳಿಗೆ ಇದರ ಸುವಾರ್ತೆ ನೀಡಿರಿ.

وَ أُخْرَى تُحِبُّونَهَا ⑥ نَصْرٌ مِنَ اللَّهِ وَ
فَتْحٌ قَرِيبٌ ⑦ وَ بَشِيرٍ الْمُؤْمِنِينَ ⑧

14. ಓ ಸತ್ಯವಿಶ್ವಾಸಿಗಳೇ, ಅಲ್ಲಾಹನ ಸಹಾಯಕರಾಗಿರಿ, ಮರ್ಯಮರ ಪುತ್ರ ಈಸಾ ಹವಾರಿಗಳೊಡನೆ, "ಅಲ್ಲಾಹನ ಕಡೆಗೆ ಕರೆ ನೀಡುವಲ್ಲಿ



يَا أَيُّهَا الَّذِينَ آمَنُوا كُونُوا أَصْوَارَ اللَّهِ
كَمَا قَالَ عِيسَى ابْنُ مَرْيَمَ لِلْحَوَارِيِّينَ

9. ವ್ಯಾಪಾರವೆಂದರೆ ಲಾಭ ಗಳಿಸಲಿಕ್ಕಾಗಿ ವ್ಯಕ್ತಿ ತನ್ನ ಸಂಪತ್ತು, ಸಮಯ, ಪ್ರಯತ್ನ ಮತ್ತು ಪ್ರತಿಭೆಗಳನ್ನು ವ್ಯಯಿಸುವಂತಹ ಸಾಧನವಾಗಿದೆ. ಇದೇ ಆಧಾರದಲ್ಲಿ ಇಲ್ಲಿ ಸತ್ಯವಿಶ್ವಾಸ ಮತ್ತು ಅಲ್ಲಾಹನ ಮಾರ್ಗದ ಹೋರಾಟವನ್ನೂ ವ್ಯಾಪಾರವೆಂದು ಕರೆಯಲಾಗಿದೆ. ಅರ್ಥಾತ್ ಈ ಮಾರ್ಗದಲ್ಲಿ ನೀವು ಸರ್ವಸ್ವವನ್ನೂ ವ್ಯಯಿಸಿದರೆ ನಿಮಗೆ ಮುಂದೆ ಪ್ರಸ್ತಾಪಿಸಲಾಗುತ್ತಿರುವಂತಹ ಲಾಭಗಳು ದೊರೆಯಲಿವೆ.

ನನ್ನ ಸಹಾಯಕರು ಯಾರಿದ್ದಾರೆ?" ಎಂದು ಹೇಳಿದ್ದಂತೆ-
ಹವಾರಿಗಳು, "ಅಲ್ಲಾಹನ ಸಹಾಯಕರಾಗಿ ನಾವಿದ್ದೇವೆ" ಎಂದು
ಉತ್ತರ ಕೊಟ್ಟಿದ್ದರು. ಆಗ ಬನೀನೀಸ್ರಾಕಾಲರ ಒಂದು ವಿಭಾಗ
ಸತ್ಯವಿಶ್ವಾಸವನ್ನು ಸ್ವೀಕರಿಸಿತು ಮತ್ತು ಇನ್ನೊಂದು ವಿಭಾಗವು
ನಿರಾಕರಿಸಿತು. ತರುವಾಯ ನಾವು ಸತ್ಯವಿಶ್ವಾಸಿಗಳಿಗೆ ಅವರ
ಶತ್ರುಗಳ ವಿರುದ್ಧ ಬೆಂಬಲ ಕೊಟ್ಟೆವು ಮತ್ತು ಅವರೇ
ಪ್ರಬಲರಾಗಿ ಬಿಟ್ಟರು.¹⁰

مَنْ أَنْصَارِي إِلَى اللَّهِ قَالَ الْحَوَارِيُّونَ
نَحْنُ أَنْصَارُ اللَّهِ فَأَمْنَتْ طَائِفَةٌ مِّنْ
بَنِي إِسْرَائِيلَ وَكَفَرَتْ طَائِفَةٌ
فَأَيَّدْنَا الَّذِينَ آمَنُوا عَلَىٰ عَدُوِّهِمْ
فَأَصْبَحُوا ظَاهِرِينَ ﴿١٠﴾

10. ಮಸೀಹರನ್ನು(ಅ) ನಂಬದವರು ಯಹೂದಿಯರಾಗಿದ್ದಾರೆ. ಅವರನ್ನು ನಂಬುವವರಲ್ಲಿ ಕ್ರೈಸ್ತರೂ ಇದ್ದಾರೆ. ಮುಸ್ಲಿಮರೂ ಇದ್ದಾರೆ. ಅಲ್ಲಾಹನು ಮೊದಲು ಕ್ರೈಸ್ತರಿಗೆ ಯಹೂದಿಯರ ಮೇಲೆ ಪ್ರಾಬಲ್ಯ ನೀಡಿದನು. ಅನಂತರ ಮುಸ್ಲಿಮರೂ ಅವರ ಮೇಲೆ ಪ್ರಬಲರಾದರು. ಹೀಗೆ ಮಸೀಹರನ್ನು(ಅ) ನಿರಾಕರಿಸುವವರು ಇಬ್ಬರಿಂದಲೂ ಅಧೀನಕ್ಕೊಳಗಾದರು. ಈ ವಿಷಯವನ್ನು ಇಲ್ಲಿ ಪ್ರಸ್ತಾಪಿಸಲಾಗಿರುವುದರ ಉದ್ದೇಶ, ಹಿಂದೆ ಈಸಾರ(ಅ) ಮೇಲೆ ವಿಶ್ವಾಸವಿಟ್ಟವರು ಅವರ ನಿಷೇಧಿಗಳ ಮೇಲೆ ಪ್ರಬಲರಾದಂತೆ, ಈಗ ಮುಹಮ್ಮದ್(ಸ) ಮೇಲೆ ವಿಶ್ವಾಸವಿರಿಸಿದವರು ಅವರನ್ನು ನಿರಾಕರಿಸುವವರ ಮೇಲೆ ಪ್ರಬಲರಾಗುವರೆಂಬ ಬಗ್ಗೆ ಮುಸ್ಲಿಮರಲ್ಲಿ ವಿಶ್ವಾಸ ಮೂಡಿಸುವುದಾಗಿದೆ.



(ಅವತೀರ್ಣ - ಮದೀನಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಆಕಾಶಗಳಲ್ಲಿರುವ ಪ್ರತಿಯೊಂದು ವಸ್ತುವೂ ಭೂಮಿಯಲ್ಲಿರುವ ಪ್ರತಿಯೊಂದು ವಸ್ತುವೂ ಅಲ್ಲಾಹನನ್ನು ಜಪಿಸುತ್ತಿದೆ. ಅತ್ಯಂತ ಪರಿಶುದ್ಧನೂ ಪ್ರಬಲನೂ ಯುಕ್ತಿಪೂರ್ಣನೂ ಆಗಿರುವ ಸಾಮ್ರಾಟನು.
2. ಉಮ್ಮಿಗಳ! (ನಿರಕ್ಷರಿಗಳ) ನಡುವೆ ಅವರಿಂದಲೇ ಒಬ್ಬ ಸಂದೇಶ ವಾಹಕರನ್ನು ಎಬ್ಬಿಸಿದವನು ಅವನೇ. ಅವರು ಆ ಜನರಿಗೆ ಅವನ ಸೂಕ್ತಗಳನ್ನು ಓದಿ ಹೇಳುತ್ತಾರೆ, ಅವರ ಜೀವನವನ್ನು ಸಂಸ್ಕರಿಸುತ್ತಾರೆ ಮತ್ತು ಅವರಿಗೆ ಗ್ರಂಥ ಹಾಗೂ ಸದ್ವಿವೇಕದ ಶಿಕ್ಷಣ ನೀಡುತ್ತಾರೆ. ವಸ್ತುತಃ ಇದಕ್ಕಿಂತ ಮುಂಚೆ ಅವರು ಸುಸ್ಪಷ್ಟ ಪಥಭ್ರಷ್ಟತೆಯಲ್ಲಿ ಬಿದ್ದಿದ್ದರು-
3. ಮತ್ತು (ಇವರ ಸಂದೇಶವಾಹಕತ್ವವು) ಅವರನ್ನೂ ಭೇಟಿಯಾಗಿ ರದ ಇತರ ಜನರಿಗೂ ಅನ್ವಯಿಸುತ್ತದೆ.² ಅಲ್ಲಾಹನು ಪ್ರಬಲನೂ ಯುಕ್ತಿಪೂರ್ಣನೂ ಆಗಿರುತ್ತಾನೆ.³

بِسْمِ اللَّهِ الرَّحْمَنِ الرَّحِيمِ
 يُسَبِّحُ بِحَمْدِ اللَّهِ مَا فِي السَّمٰوٰتِ وَمَا فِي
 الْاَرْضِ الْمَلِكِ الْقَدُّوسِ الْعَزِيزِ
 الْحَكِيمِ ①

هُوَ الَّذِي بَعَثَ فِي الْاُمَمِ نَا رَسُوْلًا
 مِنْهُمْ لِيَتْلُوْا عَلَيْهِمْ اٰيٰتِهِ وَيُزَكِّيْهِمْ
 وَيُعَلِّمُهُمُ الْكِتٰبَ وَالْحِكْمَةَ ۗ وَ اِنْ
 كٰنُوْا مِنْ قَبْلُ لَيَفِيْضُنَّ ②

وَ الْاٰخَرِيْنَ مِنْهُمْ لَنَّا يَلْحَقُوْا بِهِمْ
 وَ هُوَ الْعَزِيزُ الْحَكِيْمُ ③

1. ಇಲ್ಲಿ 'ಉಮ್ಮಿ' ಎಂಬ ಪದವನ್ನು ಯಹೂದಿಗಳ ಪಾರಿಭಾಷಿಕವೆಂಬ ನೆಲೆಯಲ್ಲಿ ಪ್ರಯೋಗಿಸಲಾಗಿದೆ. ಇದರಲ್ಲೊಂದು ಲಘುವಾದ ವ್ಯಂಗ್ಯವೂ ಅಡಕವಾಗಿದೆ. ಅದೇನೆಂದರೆ ಯಾವ ಅರಬರನ್ನು ಯಹೂದಿಯರು ತಾತ್ಪಾರದಿಂದ 'ಉಮ್ಮಿ' ಎಂದು ಕರೆಯುತ್ತಾರೋ ಮತ್ತು ತಮಗಿಂತ ತುಚ್ಛರೆಂದು ಭಾವಿಸುತ್ತಾರೋ ಅವರ ಪೈಕಿಯೇ ಪ್ರಬಲನೂ ಸರ್ವಜ್ಞನೂ ಆದ ಅಲ್ಲಾಹನು ಪ್ರವಾದಿಯೊಬ್ಬನನ್ನು ಆಯ್ಕೆ ಮಾಡಿದನು. ಅವರು ಸ್ವತಃ ಪ್ರವಾದಿಯಾಗಿ ಎದ್ದು ನಿಂತಿಲ್ಲ. ಬದಲಾಗಿ ಅವರನ್ನು ನಿಸರ್ಗದ ಸಾಮ್ರಾಟನೂ, ಸರ್ವಶಕ್ತನೂ, ಯುಕ್ತಿಜ್ಞನೂ ಆದ ಅಲ್ಲಾಹನು ಎಬ್ಬಿಸಿರುವನು. ಅವನ ಶಕ್ತಿಯೊಂದಿಗೆ ಸೇನಾಸಾಧಿ ಅವರು ಸ್ವತಃ ತಮಗೆ ನಷ್ಟ ಉಂಟು ಮಾಡಿಕೊಳ್ಳುವರು. ಅವನಿಗೆ ಯಾವ ನಷ್ಟವನ್ನೂ ಉಂಟು ಮಾಡಲಾರರು.
2. ಅರ್ಥಾತ್- ಮುಹಮ್ಮದ್(ಸ) ಪ್ರವಾದಿತ್ವ ಕೇವಲ ಅರಬ್ ಜನಾಂಗಕ್ಕೆ ಮಾತ್ರ ಸೀಮಿತವಾಗಿಲ್ಲ. ಇನ್ನೂ ಸತ್ಯವಿಶ್ವಾಸಿಗಳ ಕೂಟದಲ್ಲಿ ಬಂದು ಸೇರಿದ ಮತ್ತು ಪ್ರಳಯಕಾಲದ ತನಕ ಬರಲಿರುವ ಜಗತ್ತಿನಾದ್ಯಂತದ ಇತರ ಸಮುದಾಯ ಮತ್ತು ಜನಾಂಗಗಳಿಗೂ ಅವರು ಪ್ರವಾದಿಯಾಗಿದ್ದಾರೆ.
3. ಅರ್ಥಾತ್- ಇಂತಹ ಅನಾಗರಿಕ ಮತ್ತು ನಿರಕ್ಷರಿ ಜನಾಂಗದಲ್ಲಿ ಓರ್ವ ಮಹಾನ್ ಪ್ರವಾದಿಯನ್ನು ಸೃಷ್ಟಿಸಿರುವುದು ಕೂಡ ಅವನ

4. ಇದು ಅವನ ಅನುಗ್ರಹ. ಇದನ್ನವನು, ತಾನಿಚ್ಛಿಸಿದವರಿಗೆ ನೀಡುತ್ತಾನೆ ಮತ್ತು ಅವನು ಮಹಾ ಅನುಗ್ರಹದಾನಿ.
5. 'ತೌರಾತ್'ನ ವಾಹಕರಾಗಿ ನೇಮಿಸಲ್ಪಟ್ಟರೂ ಅದರ ಭಾರವನ್ನು ಹೊರದೆ ಇದ್ದವರ ಉದಾಹರಣೆಯು ಗ್ರಂಥಗಳು ಹೇರಲ್ಪಟ್ಟಿ ಕತ್ತೆಯಂತಿದೆ. ಅಲ್ಲಾಹನ ಸೂಕ್ತಗಳನ್ನು ಸುಳ್ಳಾಗಿಸಿದವರ ಉಪ ಮೆಯೂ ಇದಕ್ಕಿಂತಲೂ ಕೆಟ್ಟದು.⁴ ಇಂತಹ ಅಕ್ರಮಿಗಳಿಗೆ ಅಲ್ಲಾಹನು ಮಾರ್ಗದರ್ಶನ ಮಾಡುವುದಿಲ್ಲ.
6. ಇವರೊಡನೆ ಹೇಳಿರಿ- "ಯಹೂದಿಗಳಾಗಿ ಬಿಟ್ಟವರೇ,⁵ ಇತರರನ್ನು ಬಿಟ್ಟು ನೀವು ಮಾತ್ರ ಅಲ್ಲಾಹನಿಗೆ ನೆಚ್ಚಿನವರೆಂಬ ದುರಭಿಮಾನ ನಿಮಗಿದ್ದರೆ ಮತ್ತು ಅದರಲ್ಲಿ ನೀವು ಸತ್ಯವಂತರಾಗಿದ್ದರೆ ಮರಣವನ್ನು ಅಪೇಕ್ಷಿಸಿರಿ.
7. ಆದರೆ ತಾವು ಮಾಡಿರುವಂತಹ ದುಷ್ಟತ್ಯಗಳ ಕಾರಣದಿಂದಾಗಿ ಇವರು ಎಷ್ಟು ಮಾತ್ರಕ್ಕೂ ಅದನ್ನು ಅಪೇಕ್ಷಿಸಲಾರರು ಮತ್ತು ಅಲ್ಲಾಹನು ಈ ಅಕ್ರಮಿಗಳನ್ನು ಚೆನ್ನಾಗಿ ಬಲ್ಲನು."
8. ಇವರೊಡನೆ ಹೇಳಿರಿ- "ನೀವು ಯಾವ ಮರಣದಿಂದ ಪಲಾಯನ

ذَلِكَ فَضْلُ اللَّهِ يُؤْتِيهِ مَنْ يَشَاءُ
 وَاللَّهُ ذُو الْفَضْلِ الْعَظِيمِ ①
 مَثَلُ الَّذِينَ حُمِلُوا التَّوْرَةَ ثُمَّ كَفَرُوا
 يَحْمِلُهَا كَمَا كَانُوا يَحْمِلُ
 آسَافًا طَيْسًا مَثَلُ الْقَوْمِ الَّذِينَ
 كَذَّبُوا بِآيَاتِ اللَّهِ وَاللَّهُ لَا يَهْدِي
 الْقَوْمَ الظَّالِمِينَ ②
 قُلْ يَا أَيُّهَا الَّذِينَ هَادُوا إِنْ زَعَمْتُمْ
 أَكْكُمْ أَوْلِيَاءَ لِلَّهِ مِنْ دُونِ النَّاسِ
 فَتَمَتَّعُوا الْمَوْتَ إِنْ كُنْتُمْ صَادِقِينَ ③
 وَلَا يَتَمَنَّوْنَ لَهُ أَبْدَانًا فَدَمَّتْ
 أَيْدِيهِمْ وَاللَّهُ عَلِيمٌ بِالظَّالِمِينَ ④
 قُلْ إِنْ الْمَوْتَ الَّذِي تَفِرُّونَ مِنْهُ

ಮಹಿಮೆ ಮತ್ತು ಯುಕ್ತಿಯ ಪ್ರತೀಕವೇ ಆಗಿದೆ. ಅವರೆಂತಹ ಪ್ರವಾದಿಯಾಗಿದ್ದಾರಂದರೆ ಅವರ ಬೋಧನೆಗಳು ಕ್ರಾಂತಿಕಾರಿಯಾಗಿವೆ. ಅದು ವಿಶ್ವಮಾನವಾದ ಶಾಶ್ವತ ಮೌಲ್ಯಗಳನ್ನು ಹೊಂದಿದೆ. ಅದರ ಆಧಾರದಲ್ಲಿ ಸಕಲ ಮಾನವಕುಲ ಒಂದು ಸಮುದಾಯವಾಗಿ ಮಾರ್ಪಡಬಹುದಾಗಿದೆ ಮತ್ತು ಆ ತತ್ವಗಳಿಂದ ಸದಾ ಕಾಲ ಮಾರ್ಗದರ್ಶನ ಪಡೆಯುತ್ತಿರಬಹುದಾಗಿದೆ.

4. ಅರ್ಥಾತ್- ಅವರ ಪರಿಸ್ಥಿತಿ ಕತ್ತೆಗಿಂತಲೂ ಕೀಳಾಗಿದೆ. ಅದಕ್ಕೆ ಬುದ್ಧಿ-ವಿವೇಕಗಳೆಂಬುದಿಲ್ಲ. ಆದ್ದರಿಂದ ಅದು ಅಸಹಾಯಕ. ಆದರೆ ಇವರಿಗೆ ತಿಳುವಳಿಕೆ ಇದೆ. ತೌರಾತನ್ನು ಇವರು ಸ್ವತಃ ಓದುತ್ತಾರೆ ಮತ್ತು ಇತರರಿಗೂ ಓದಿಸುತ್ತಾರೆ. ಅದರ ಅರ್ಥದ ಬಗ್ಗೆಯೂ ಇವರು ಅಜ್ಜರಲ್ಲ. ಆದರೆ ಇವರು ಬೇಕೆಂತಲೇ ಅದರ ಆದೇಶಗಳನ್ನು ಉಲ್ಲಂಘಿಸುತ್ತಿದ್ದಾರೆ. ತೌರಾತ್‌ನ ಪ್ರಕಾರ ಸಂಪೂರ್ಣವಾಗಿ ಸತ್ಯದಲ್ಲಿರುವ ಪ್ರವಾದಿಯನ್ನು ನಂಬಲು ಇವರು ಉದ್ದೇಶಪೂರ್ವಕ ನಿರಾಕರಿಸುತ್ತಿದ್ದಾರೆ. ಇವರು ಅಜ್ಞಾನದಿಂದಾಗಿ ತಪ್ಪು ಮಾಡುತ್ತಿಲ್ಲ, ಬದಲಾಗಿ ತಿಳಿದಿದ್ದರೂ ಅಲ್ಲಾಹನ ಸೂಕ್ತಗಳನ್ನು ಸುಳ್ಳಾಗಿಸುತ್ತಿರುವ ಅಪರಾಧಿಗಳಾಗಿದ್ದಾರೆ.
5. ಇಲ್ಲಿ, "ಓ ಯಹೂದಿಯರೇ" ಎನ್ನುವ ಬದಲು "ಯಹೂದಿಯಾಗಿ ಮಾರ್ಪಟ್ಟವರೇ" ಅಥವಾ "ಯಹೂದಿತ್ವವನ್ನು ಸ್ವೀಕರಿಸಿಕೊಂಡವರೇ" ಎಂದು ಹೇಳಲಾಗಿರುವುದು ಗಮನಾರ್ಹ. ಮೂಸಾ(ಅ) ಅಥವಾ ಅವರಿಗಿಂತ ಮೊದಲಿನ ಪ್ರವಾದಿಗಳು ತಂದ ಮೂಲ ಧರ್ಮ ಇಸ್ಲಾಮ್ ಆಗಿದ್ದುದೇ ಇದಕ್ಕೆ ಕಾರಣ. ಆ ಪ್ರವಾದಿಗಳ ಪೈಕಿ ಯಾರೂ ಯಹೂದಿಯರಾಗಿರಲಿಲ್ಲ. ಅವರ ಕಾಲದಲ್ಲಿ ಯಹೂದಿತ್ವ ಹುಟ್ಟಿಕೊಂಡಿರಲೂ ಇಲ್ಲ. ಈ ಧರ್ಮ ಈ ಹೆಸರಿನೊಂದಿಗೆ ಹುಟ್ಟಿಕೊಂಡದ್ದು ಬಹಳ ನಂತರದ ಬೆಳವಣಿಗೆಯಾಗಿದೆ.
6. ಅರಬ್‌ನ ಯಹೂದಿಯರು ತಮ್ಮ ಜನಸಂಖ್ಯೆ ಮತ್ತು ಶಕ್ತಿಯಲ್ಲಿ ಮುಸ್ಲಿಮರಿಗಿಂತ ಕಡಿಮೆಯಿರಲಿಲ್ಲ. ಸಾಧನಾನುಕೂಲತೆಯಲ್ಲೂ ಅವರು ಬಹಳ ಮುಂದಿದ್ದರು. ಆದರೆ ಈ ಸ್ಪರ್ಧೆಯಲ್ಲೂ ಮುಸ್ಲಿಮರು ಪ್ರಬಲರು, ಯಹೂದಿಯರು ಅಧೀನರೂ ಆಗಿದ್ದರು. ಇದಕ್ಕೆ ಕಾರಣ, ಮುಸ್ಲಿಮರು ಮರಣದ ಬಗ್ಗೆ ಅಂಜಿಕೆಯ ಬದಲು ಅಮಿತಾಸಕ್ತಿ ಹೊಂದಿದ್ದರು. ಜೀವದ ಹಂಗು ತೊರೆದು ಅವರು ಯುದ್ಧ ಕಣಕ್ಕೆ ಇಳಿಯುತ್ತಿದ್ದರು. ಇದಕ್ಕೆ ಪ್ರತಿಯಾಗಿ ಯಹೂದಿಯರು ಯಾವ ಮಾರ್ಗದಲ್ಲೂ ಪ್ರಾಣ ತೆರಲು ಸಿದ್ಧರಿರಲಿಲ್ಲ. ಅದು ದೇವಮಾರ್ಗವಿರಲಿ, ಜನಾಂಗದ ಮಾರ್ಗವಿರಲಿ ಅಥವಾ ತಮ್ಮ ಸೊತ್ತು ವಿತ್ತಗಳ ರಕ್ಷಣೆಯ ಮಾರ್ಗವೇ ಆಗಿರಲಿ. ಅವರಿಗೆ ಬೇಕಾಗಿದ್ದು ಜೀವನ ಮಾತ್ರವೇ ಆಗಿತ್ತು. ಅದು ಎಂತಹ ಜೀವನವಾಗಿದ್ದರೂ ಸರಿ. ಈ ಕಾರಣದಿಂದಲೇ ಅವರು ಹೇಡಿಗಳಾಗಿ ಮಾರ್ಪಟ್ಟಿದ್ದರು.

ಮಾಡುತ್ತಿರುವಿರೋ ಅದು ನಿಮಗೆ ಬಂದೇ ತೀರುವುದು. ಅನಂತರ ನೀವು ಪ್ರತ್ಯಕ್ಷ ಪರೋಕ್ಷಗಳನ್ನು ಬಲ್ಲವನಾಗಿರುವವನ ಮುಂದೆ ಹಾಜರುಗೊಳಿಸಲ್ಪಡುವಿರಿ. ನೀವು ಏನೇನು ಮಾಡುತ್ತಿದ್ದಿರೆಂಬುದನ್ನು ಅವನು ಆಗ ನಿಮಗೆ ತಿಳಿಸುವನು."

9. ಸತ್ಯವಿಶ್ವಾಸಿಗಳೇ, ಶುಕ್ರವಾರ ದಿನ ನಮಾಝಿಗಾಗಿ ಕರೆಯಲಾದಾಗ ಅಲ್ಲಾಹನ 'ಸ್ಮರಣೆಯ' ಕಡೆಗೆ ಧಾವಿಸಿರಿ ಮತ್ತು ಕ್ರಯ-ವಿಕ್ರಯಗಳನ್ನು ಬಿಟ್ಟುಬಿಡಿರಿ.⁷ ನೀವು ಅರಿತವರಾಗಿದ್ದರೆ ಇದು ನಿಮಗೆ ಅತ್ಯುತ್ತಮವಾಗಿದೆ.
10. ನಮಾಝ್ ಮುಗಿದ ಬಳಿಕ ಭೂಮಿಯ ಮೇಲೆ ಚದುರಿ ಬಿಡಿರಿ ಮತ್ತು ಅಲ್ಲಾಹನ ಅನುಗ್ರಹವನ್ನರಸಿರಿ.⁸ ಅಲ್ಲಾಹನನ್ನು ಅತ್ಯಧಿಕ ಸ್ಮರಿಸುತ್ತಲಿರಿ. ನಿಮಗೆ ಯಶಸ್ಸು ಪ್ರಾಪ್ತವಾಗಲೂಬಹುದು.⁹
11. ಅವರು ವ್ಯಾಪಾರ ಮತ್ತು ಮನರಂಜನೆ ನಡೆಯುತ್ತಿರುವುದನ್ನು ಕಂಡೊಡನೆ ಅದರಡೆಗೆ ಧಾವಿಸಿಹೋದರು ಮತ್ತು ನಿಮ್ಮನ್ನು ನಿಂತಲ್ಲೇ ಬಿಟ್ಟುಬಿಟ್ಟರು.¹⁰ ಇವರೊಡನೆ ಹೇಳಿರಿ; ಅಲ್ಲಾಹನ

فَاتَهُ مُلْقِيكُمْ ثُمَّ تَرَدُّونَ إِلَىٰ عِلْمِ
الْغَيْبِ وَالشَّهَادَةِ فَيُنَبِّئُكُمْ بِمَا
كُنْتُمْ تَعْمَلُونَ ۝

يَا أَيُّهَا الَّذِينَ آمَنُوا إِذَا تَوَدَىٰ
لِلصَّلَاةِ مِنْ يَوْمِ الْجُمُعَةِ فَاسْعَوْا
إِلَىٰ ذِكْرِ اللَّهِ وَذَرُوا الْبَيْعَ ذَلِكُمْ
خَيْرٌ لَّكُمْ إِنْ كُنْتُمْ تَعْلَمُونَ ①

فَإِذَا قُضِيَتِ الصَّلَاةُ فَانْتَشِرُوا
فِي الْأَرْضِ وَابْتَغُوا مِنْ فَضْلِ اللَّهِ
وَادْكُرُوا اللَّهَ كَثِيرًا لَعَلَّكُمْ تُفْلِحُونَ ②

وَإِذَا رَأَوْا تِجَارَةً أَوْ لَهْوًا
انْفَضُّوا إِلَيْهَا وَتَرَكُوكَ قَائِمًا قُلْ مَا عِنْدَ

7. ಈ ಆಜ್ಞೆಯಲ್ಲಿ 'ದಿಕ್ರ' ಎಂದರೆ ಖುತ್ಬಾ (ಪ್ರವಚನ) ಆಗಿದೆ. ಏಕೆಂದರೆ ಅದಾನಿನ ನಂತರ ಪ್ರವಾದಿವರ್ಯರು(ಸ) ಮಾಡುತ್ತಿದ್ದ ಮೊದಲ ಕೆಲಸ ನಮಾಝ್ ಆಗಿರಲಿಲ್ಲ, ಖುತ್ಬಾ ಆಗಿತ್ತು. ನಮಾಝನ್ನು ಅವರು ಸದಾ ಖುತ್ಬಾದ ನಂತರವೇ ನಿರ್ವಹಿಸುತ್ತಿದ್ದರು. 'ಅಲ್ಲಾಹನ ದಿಕ್ರನಡೆಗೆ ಧಾವಿಸಿರಿ' ಎಂದರೆ ಓಡೋಡಿ ಬನ್ನಿರಿ ಎಂದಲ್ಲ. ಆದಷ್ಟು ಬೇಗ ಅಲ್ಲಿಗೆ ತಲಪಲು ಪ್ರಯತ್ನಿಸಿರಿ ಎಂದಾಗಿದೆ. 'ಕ್ರಯ ವಿಕ್ರಯಗಳನ್ನು ಬಿಟ್ಟು ಬಿಡಿರಿ' ಎಂದರೆ ವ್ಯಾಪಾರ-ವ್ಯವಹಾರಗಳನ್ನು ನಿಲ್ಲಿಸಿ ಬಿಡುವುದು ಮಾತ್ರವಲ್ಲ, ಬದಲಾಗಿ ನಮಾಝ್‌ಗೆ ಹೋಗುವ ಚಿಂತೆ ಮತ್ತು ಸಿದ್ಧತೆಯಲ್ಲದೆ ಬೇರೆಲ್ಲ ಕೆಲಸ ಕಾರ್ಯಗಳನ್ನು ಬಿಟ್ಟು ಬಿಡಿರಿ ಎಂದಾಗಿದೆ. ಜುಮ್‌ಆದ ಅದಾನಿನ ನಂತರ ಎಲ್ಲಾ ರೀತಿಯ ವ್ಯಾಪಾರ-ವ್ಯವಹಾರಗಳು ನಿಷಿದ್ಧವೆಂಬ ಬಗ್ಗೆ ಇಸ್ಲಾಮೀ ಕರ್ಮಶಾಸ್ತ್ರಜ್ಞರಿಗೆ ಒಮ್ಮತಾಭಿಪ್ರಾಯವಿದೆ. ಆದರೆ ಹದೀಸ್‌ನಲ್ಲಿ ಮಕ್ಕಳು, ಮಹಿಳೆಯರು, ಗುಲಾಮರು, ರೋಗಿಗಳು ಮತ್ತು ಯಾತ್ರಿಕರಿಗೆ ಈ ಕರ್ತವ್ಯದಿಂದ ವಿನಾಯಿತಿ ನೀಡಲಾಗಿದೆ.
8. ಜುಮ್‌ಆ ನಮಾಝ್‌ನ ನಂತರ ಭೂಮಿಯಲ್ಲಿ ಹರಡಿ ಜೀವನಾಧಾರ ಹುಡುಕುವ ಚಟುವಟಿಕೆಯಲ್ಲಿ ನಿರತವಾಗುವುದು ಅವಶ್ಯಕ ಎಂದು ಇದರ ಅರ್ಥವಲ್ಲ. ಬದಲಾಗಿ ಅನುಮತಿಯ ರೂಪದಲ್ಲಿ ಈ ಆಜ್ಞೆ ಕೊಡಲಾಗಿದೆ. ಶುಕ್ರವಾರದ ಅದಾನ್ ಕೇಳಿದ ತಕ್ಷಣ ವ್ಯಾಪಾರ ವಹಿವಾಟುಗಳನ್ನು ತೊರೆಯುವ ಆಜ್ಞೆ ನೀಡಲಾಗಿತ್ತಾದ್ದರಿಂದ, ನಮಾಝ್ ಮುಗಿದ ತಕ್ಷಣ ನಿಮಗೆ ಚದುರಿ ಹೋಗಿ ಯಾವ ವ್ಯಾಪಾರದಲ್ಲಿ ಬೇಕಾದರೂ ನಿರತನಾಗುವ ಅನುಮತಿ ಇದೆ ಎಂದು ಹೇಳಲಾಗುತ್ತಿದೆ. ಇದು ಇಹ್ರಾಮ್‌ನ ಸ್ಥಿತಿಯಲ್ಲಿ ಬೇಟೆಯಾಡುವುದರಿಂದ ತಡೆಯಲಾದ ನಂತರ 'ನೀವು ಇಹ್ರಾಮ್ ಬಿಟ್ಟಿದಾಗ ಬೇಟೆಯಾಡಿರಿ' (ಸೂರ: ಮಃಫದ್, ಸೂಕ್ತ2) ಎಂದು ಹೇಳಿರುವಂತೆಯೇ ಇದೆ. ಇದರ ಅರ್ಥ ಬೇಟೆಯಾಡಲೇ ಬೇಕು ಎಂದಲ್ಲ, ಬದಲಾಗಿ ಬೇಕಿದ್ದರೆ ಬೇಟೆಯಾಡಬಹುದು ಎಂದಾಗಿದೆ. ಆದ್ದರಿಂದ ಈ ಸೂಕ್ತದ ಆಧಾರದಲ್ಲಿ ಇಸ್ಲಾಮಿನಲ್ಲಿ ಶುಕ್ರವಾರದ ರಜೆ ಎಂಬುದಿಲ್ಲ ಎಂದು ವಾದಿಸುವವರ ಆಧಾರ ಸರಿಯಲ್ಲ. ವಾರಕ್ಕೊಂದು ರಜೆ ಆಚರಿಸಬೇಕಿದ್ದರೆ ಯಹೂದಿಯರು ಶನಿವಾರದಂದು ಮತ್ತು ಕ್ರೈಸ್ತರು ಭಾನುವಾರದಂದು ಆಚರಿಸುವಂತೆ ಮುಸ್ಲಿಮರು ಶುಕ್ರವಾರದಂದೇ ಆಚರಿಸಬೇಕು.
9. ಇಲ್ಲಿ ಇಂತಹ ಪದ ಬಳಕೆ ಪ್ರಯೋಗಿಸಿರುವುದರ ಅರ್ಥ ಅಲ್ಲಾಹನಿಗೆ ಆ ಬಗ್ಗೆ ಸಂಶಯವಿದೆಯೆಂದಲ್ಲ (ಶಾಂತಂ ಪಾಪಂ) ಬದಲಾಗಿ ಇದು ರಾಜಶೀಲಿಯಿಂದ ಕೂಡಿದ ಮಾತಿನ ವೈಖರಿಯಾಗಿದೆ. ಇದು, ದಯಾಳುವಾದ ಯಜಮಾನನೊಬ್ಬ ತನ್ನ ದಾಸನೊಡನೆ, "ನೀನು ಇಂತಿಂತಹ ಕೆಲಸ ಮಾಡು. ನಿನಗೆ ಭದ್ರಿ ಪ್ರಾಪ್ತಿಯಾಗಬಹುದು" ಎಂದು ಹೇಳುವಂತೆಯೇ ಆಗಿದೆ. ಇದರಲ್ಲೊಂದು ಲಘುವಾದ ವಾಗ್ದಾನ ಅಡಕವಾಗಿರುತ್ತದೆ. ಅದರ ಆಸೆಯಲ್ಲಿ ಸೇವಕನು ಆ ಕೆಲಸವನ್ನು ಮನಃಪೂರ್ವಕವಾಗಿ ಮತ್ತು ಆಸಕ್ತಿಯಿಂದ ನಿಭಾಯಿಸುತ್ತಾನೆ.
10. ಇದು ಮದೀನಾದ ಆರಂಭ ಕಾಲದ ಘಟನೆಯಾಗಿತ್ತು. ಜುಮ್‌ಆ ನಮಾಝಿನ ಸಮಯಕ್ಕೆ ಸರಿಯಾಗಿ ಸಿರಿಯಾದಿಂದ ವ್ಯಾಪಾರಿ



ಬಳಿ ಏನಿದೆಯೋ ಅದು ವ್ಯಾಪಾರ ಮತ್ತು ಮನರಂಜನೆಗಿಂತ ಉತ್ತಮವಾಗಿದೆ¹¹ ಮತ್ತು ಅಲ್ಲಾಹನು ಅತ್ಯುತ್ತಮ ಅನ್ನದಾತನಾಗಿದ್ದಾನೆ.¹²

اللَّهُ خَيْرٌ مِنَ اللَّهِ وَاللَّهُ خَيْرٌ مِنَ اللَّهِ
وَاللَّهُ خَيْرٌ مِنَ اللَّهِ

‡

ತಂಡವೊಂದು ಆಗಮಿಸಿತು. ತಮ್ಮ ಆಗಮನದ ಸುದ್ದಿ ಜನರಿಗೆ ತಿಳಿಯಲೆಂದು ಅವರು ಡೋಲು ನಗಾರಿಗಳನ್ನು ಬಾರಿಸತೊಡಗಿದರು. ಪ್ರವಾದಿವರ್ಯರು(ಸ) ಆ ಸಂದರ್ಭದಲ್ಲಿ ಪ್ರವಚನ ನೀಡುತ್ತಿದ್ದರು. ಡೋಲು ನಗಾರಿಗಳ ಶಬ್ದ ಕೇಳಿ ಜನರು ತಳಮಳಗೊಂಡರು ಮತ್ತು ಹನ್ನೆರಡು ಜನರನ್ನು ಬಿಟ್ಟರೆ ಉಳಿದವರೆಲ್ಲರೂ ಯಾತ್ರಾ ತಂಡದೊಡನೆ ಧಾವಿಸಿದರು.

11. ಈ ಸೂಕ್ತದ ಮೂಲಕ ಪ್ರವಾದಿವರ್ಯರು(ಸ) ಸಂಗಾತಿಗಳಿಂದ ಸಂಭವಿಸಿ ಹೋದ ತಪ್ಪು ಯಾವ ಮಟ್ಟದ್ದಾಗಿತ್ತೆಂದು ವ್ಯಕ್ತವಾಗುತ್ತದೆ. ವಿಶ್ವಾಸದ ಕೊರತೆ ಮತ್ತು ಉದ್ದೇಶಪೂರ್ವಕವಾಗಿ ಲೋಕಕ್ಕೆ ಪರಲೋಕಕ್ಕಿಂತ ಪ್ರಾಶಸ್ತ್ಯ ಕೊಡುವ ಪ್ರವೃತ್ತಿ ಇದಕ್ಕೆ ಕಾರಣವಾಗಿರಲಿಲ್ಲ. (ಶಾಂತಂ ಪಾಪಂ) ಹಾಗಿದ್ದರೆ ಅಲ್ಲಾಹನ ಕ್ರೋಧ ಮತ್ತು ಎಚ್ಚರಿಕೆಯ ಸ್ವರೂಪವೇ ಭಿನ್ನವಾಗಿರುತ್ತಿತ್ತು. ಅಂತಹ ಯಾವ ಕೆಡುಕೂ ಅಲ್ಲಿರಲಿಲ್ಲ. ಆಗಿ ಹೋದ ಘಟನೆಗೆ ತರಬೇತಿಯ ಕೊರತೆಯೇ ಕಾರಣವಾಗಿತ್ತು. ಆದ್ದರಿಂದಲೇ ಮೊದಲು ಬೋಧನಾತ್ಮಕ ಧಾಟಿಯಲ್ಲಿ ಜುಮ್‌ಆದ ಶಿಷ್ಟಾಚಾರಗಳನ್ನು ಕಲಿಸಲಾಗಿದೆ. ಅನಂತರ ಈ ತಪ್ಪಿನ ಬಗ್ಗೆ ಉಪದೇಶದ ಧಾಟಿಯಲ್ಲಿ ಪ್ರಸ್ತಾಪಿಸಿ, ನಮಾಝ್ ಮಾಡುವುದರಿಂದ ಅಲ್ಲಾಹನ ಬಳಿ ನಿಮಗೆ ಸಿಗುವಂತಹದು ಲೋಕದ ವ್ಯಾಪಾರ ಮತ್ತು ಆಟ-ವಿನೋದಗಳಿಗಿಂತ ಎಷ್ಟೋ ಉತ್ತಮವಾದುದು ಎಂದು ಹೇಳಲಾಗಿದೆ.
12. ಅರ್ಥಾತ್- ತಾತ್ಕಾಲಿಕವಾಗಿಯಾದರೂ ಈ ಲೋಕದಲ್ಲಿ ಜೀವನಾಧಾರಗಳನ್ನು ಒದಗಿಸುವ ಮಾಧ್ಯಮಗಳಾಗಿ ಬಿಡುವ ಎಲ್ಲಾ ಅನ್ನದಾತರಿಗಿಂತಲೂ ಮಿಗಿಲಾದ ಅನ್ನದಾತ ಅಲ್ಲಾಹನಾಗಿದ್ದಾನೆ.



(ಅವತೀರ್ಣ - ಮದೀನಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಸಂದೇಶವಾಹಕರೇ, ಕಪಟವಿಶ್ವಾಸಿಗಳು ನಿಮ್ಮ ಬಳಿಗೆ ಬಂದಾಗ, "ತಾವು ಖಂಡಿತ ಅಲ್ಲಾಹನ ಸಂದೇಶವಾಹಕರೆಂದು ನಾವು ಸಾಕ್ಷ್ಯ ವಹಿಸುತ್ತೇವೆ" ಎಂದು ಹೇಳುತ್ತಾರೆ. ನೀವು ಖಂಡಿತ ವಾಗಿಯೂ ಅಲ್ಲಾಹನ ಸಂದೇಶವಾಹಕರೆಂದು ಅಲ್ಲಾಹನಿಗೆ ತಿಳಿದಿದೆ. ಆದರೆ ಈ ಕಪಟವಿಶ್ವಾಸಿಗಳು ಮಹಾ ಸುಳ್ಳುಗಾರರೆಂದು ಅಲ್ಲಾಹನು ಸಾಕ್ಷ್ಯ ವಹಿಸುತ್ತಾನೆ.¹
2. ಇವರು ತಮ್ಮ ಪ್ರತಿಜ್ಞೆಗಳನ್ನು ಗುರಾಣಿಗಳಾಗಿ ಮಾಡಿಕೊಂಡಿದ್ದಾರೆ. ಈ ರೀತಿಯಲ್ಲಿ ಇವರು ಸ್ವತಃ ಅಲ್ಲಾಹನ ಮಾರ್ಗದಿಂದ ತಡೆದು ನಿಲ್ಲುತ್ತಾರೆ ಮತ್ತು ಇತರರನ್ನೂ ತಡೆಯುತ್ತಾರೆ. ಇವರು ಮಾಡುತ್ತಿರುವ ಕೃತ್ಯಗಳು ಎಷ್ಟು ಕೆಟ್ಟವು!
3. ಇವರು ಸತ್ಯದ ಮೇಲೆ ವಿಶ್ವಾಸವಿರಿಸಿ ಆ ಬಳಿಕ ನಿರಾಕರಿಸಿದ್ದರಿಂದ ಹೀಗೆಲ್ಲ ಆಯಿತು. ಆದುದರಿಂದ ಇವರ ಹೃದಯಗಳಿಗೆ ಮುದ್ರೆ ಹಾಕಿ ಬಿಡಲಾಯಿತು. ಇನ್ನು ಇವರು ಏನನ್ನೂ ಗ್ರಹಿಸುವುದಿಲ್ಲ.²

بِسْمِ اللَّهِ الرَّحْمَنِ الرَّحِيمِ

إِذَا جَاءَكَ الْمُنَافِقُونَ قَالُوا نَتَّبِعُكَ
إِنَّكَ لَرَسُولُ اللَّهِ وَاللَّهُ يَعْلَمُ إِنَّكَ
لَرَسُولُهُ وَاللَّهُ يَشْهَدُ إِنَّ الْمُنَافِقِينَ
لَكُنُوبُونَ ﴿١﴾

إِخْرَجُوا أَيْبَانَهُمْ جُتَّةً فَصَدُّوا
عَنْ سَبِيلِ اللَّهِ أَتَاهُمْ سَاءَ مَا
كَانُوا يَعْمَلُونَ ﴿٢﴾

ذَلِكَ بِأَنَّهُمْ آمَنُوا ثُمَّ كَفَرُوا فَطُبِعَ
عَلَى قُلُوبِهِمْ فَهُمْ لَا يَفْقَهُونَ ﴿٣﴾

1. ಅರ್ಥಾತ್- ಅವರು ತಮ್ಮ ಬಾಯಿಯಿಂದ ಹೊರಡಿಸುತ್ತಿರುವ ಮಾತು ಸ್ವಯಂ ಸತ್ಯವಾಗಿದೆ. ಆದರೆ ಯಾವ ಮಾತನ್ನು ಅವರು ಬಾಯಿಯಿಂದ ಹೊರಡಿಸುತ್ತಿದ್ದಾರೋ ಅಂತಹ ವಿಶ್ವಾಸವನ್ನು ಅವರು ಹೊಂದಿಲ್ಲ. ಆದ್ದರಿಂದ ತಮ್ಮ ಪ್ರವಾದಿತ್ವದ ಸಾಕ್ಷ್ಯ ವಹಿಸುತ್ತೇವೆ ಎಂಬ ಅವರ ಮಾತು ಸುಳ್ಳಾಗಿದೆ.
2. ಈ ಸೂಕ್ತದಲ್ಲಿ ಸತ್ಯವಿಶ್ವಾಸ ಸ್ವೀಕರಿಸುವುದು ಎಂದರೆ ಸತ್ಯವಿಶ್ವಾಸದ ಬಗ್ಗೆ ಘೋಷಣೆ ಮಾಡಿ ಮುಸ್ಲಿಮರಲ್ಲಿ ಶಾಮಿಲಾಗುವುದಾಗಿದೆ. ಸತ್ಯನಿಷೇಧ ಕೈಗೊಳ್ಳುವುದೆಂದರೆ ಹೃತ್ಯೂರ್ವಕವಾಗಿ ವಿಶ್ವಾಸ ಸ್ವೀಕರಿಸದೆ, ಸತ್ಯವಿಶ್ವಾಸದ ಬಾಹ್ಯ ಘೋಷಣೆಗೆ ಮೊದಲಿದ್ದ ಸತ್ಯನಿಷೇಧದ ಸ್ಥಿತಿಯಲ್ಲೇ ನೆಲೆಗೊಂಡಿರುವುದಾಗಿದೆ. ಅಲ್ಲಾಹನ ವತಿಯಿಂದ ಹೃದಯಕ್ಕೆ ಮುದ್ರೆಯೊತ್ತಲ್ಪಡುವುದೆಂದರೆ ಏನೆಂದು ಸ್ಪಷ್ಟವಾಗಿ ವಿವರಿಸಲಾದಂತಹ ಸೂಕ್ತಗಳಲ್ಲಿ ಇದೂ ಒಂದಾಗಿದೆ. ಕಪಟವಿಶ್ವಾಸಿಗಳ ಈ ಸ್ಥಿತಿಗೆ ಕಾರಣ ಅಲ್ಲಾಹನು ಅವರ ಹೃದಯಕ್ಕೆ ಮುದ್ರೆಯೊತ್ತಿದ್ದನಾದ್ದರಿಂದ ಸತ್ಯವಿಶ್ವಾಸ ಅವರಿಗೆ ಅಂತರ್ಗತವಾಗಲಿಲ್ಲ ಮತ್ತು ಅನಿವಾರ್ಯವಾಗಿ ಅವರು ಕಪಟವಿಶ್ವಾಸಿಗಳಾಗಿಯೇ ಉಳಿದು ಬಿಡಬೇಕಾಯಿತು ಎಂಬುದಲ್ಲ. ಬದಲಾಗಿ ಅವರು ವಿಶ್ವಾಸದ ಘೋಷಣೆ ಮಾಡಿದ ನಂತರವೂ ಸತ್ಯನಿಷೇಧದಲ್ಲೇ ನೆಲೆಗೊಳ್ಳುವ ತೀರ್ಮಾನ ಮಾಡಿದಾಗ ಅಲ್ಲಾಹನು ಅವರ ಹೃದಯಗಳಿಗೆ ಮುದ್ರೆಯೊತ್ತಿದನು. ಅನಂತರ ಅವರಿಂದ ಪ್ರಾಮಾಣಿಕವಾದ ಸತ್ಯವಿಶ್ವಾಸದ ಸೌಭಾಗ್ಯವನ್ನು ಕಸಿದುಕೊಳ್ಳಲಾಯಿತು ಮತ್ತು ಅವರು ಸ್ವತಃ ಅನುಸರಿಸಿದ್ದ ಕಪಟವಿಶ್ವಾಸದ 'ಭಾಗ್ಯ'ವನ್ನೇ ಅವರಿಗೆ ದಯಮಾಲಿಸಲಾಯಿತು.

4. ಇವರನ್ನು ನೋಡಿದರೆ ನಿಮಗೆ ಇವರ ಶರೀರವು ಬಹಳ ವೈಭವ ಪೂರ್ಣವಾಗಿ ಕಾಣಿಸುವುದು. ಇವರು ಮಾತನಾಡಿದರೆ ನೀವು ಇವರ ಮಾತನ್ನು ಕೇಳುತ್ತಲೇ ಇದ್ದು ಬಿಡುವಿರಿ. ಆದರೆ ವಾಸ್ತವ ದಲ್ಲಿ ಇವರು ಗೋಡೆಗೆ ಒರಗಿಸಿಡಲ್ಪಟ್ಟಿರುವ ಮರದ ಕೊರಡು ಗಳಂತಿದ್ದಾರೆ.³ ಇವರು ಪ್ರತಿಯೊಂದು ಉಚ್ಚ ಸ್ವರವನ್ನು ತಮ್ಮ ವಿರುದ್ಧವೆಂದು ಭಾವಿಸುತ್ತಾರೆ. ಇವರು ಅಪ್ಪಟ ಶತ್ರುಗಳು. ಇವರ ಬಗ್ಗೆ ಎಚ್ಚರವಾಗಿರಿ. ಇವರ ಮೇಲೆ ಅಲ್ಲಾಹನ ಶಾಪವಿದೆ. ಇವರು ಎಲ್ಲಿ ಅಲೆದಾಡಿಸಲ್ಪಡುತ್ತಿದ್ದಾರೆ?⁴

5. ಅಲ್ಲಾಹನ ಸಂದೇಶವಾಹಕರು ನಿಮಗಾಗಿ ಕ್ಷಮಾಯಾಚನೆ ಮಾಡುವಂತಾಗಲು, ನೀವು ಬನ್ನಿರಿ ಎಂದು ಅವರೊಡನೆ ಹೇಳಲಾದಾಗ ಅವರು ತಲೆ ಕೊಡವಿಕೊಳ್ಳುತ್ತಾರೆ ಮತ್ತು ಅವರು ಬಹಳ ಅಹಂಕಾರದಿಂದ ಬಾರದಿರುವುದನ್ನು ನೀವು ಕಾಣುತ್ತೀರಿ.

6. ಸಂದೇಶವಾಹಕರೇ, ನೀವು ಅವರಿಗಾಗಿ ಕ್ಷಮಾಯಾಚನೆ ಮಾಡಿದರೂ ಮಾಡದಿದ್ದರೂ ಅವರ ಮಟ್ಟಿಗೆ ಒಂದೇ ಆಗಿದೆ. ಅಲ್ಲಾಹನು ಅವರನ್ನು ಎಂದಿಗೂ ಕ್ಷಮಿಸಲಾರನು. ಅಲ್ಲಾಹನು ಕರ್ಮಭ್ರಷ್ಟರಿಗೆ ಖಂಡಿತ ಸನ್ಮಾರ್ಗ ನೀಡುವುದಿಲ್ಲ.

7. ಸಂದೇಶವಾಹಕರ ಸಂಗಾತಿಗಳಿಗಾಗಿ ಖರ್ಚು ಮಾಡುವುದನ್ನು ನಿಲ್ಲಿಸಿ ಬಿಡಿರಿ; ಇವರು ಚದುರಿ ಹೋಗಲಿ- ಎಂದು ಹೇಳುವವರು ಇವರೇ. ವಸ್ತುತಃ ಭೂಮಿ-ಆಕಾಶಗಳ ಭಂಡಾರಗಳ ಒಡೆತನ ಅಲ್ಲಾಹನ ಕೈಯಲ್ಲಿದೆ. ಆದರೆ ಈ ಕಪಟವಿಶ್ವಾಸಿಗಳು ಗ್ರಹಿಸುವುದಿಲ್ಲ.

8. ನಾವು ಮದೀನಾಕ್ಕೆ ಹಿಂದಿರುಗಿದಾಗ ಗೌರವಾನ್ವಿತನು ನಿದ್ರಿಸುತ್ತಿದ್ದನು

وَإِذَا رَأَيْتَهُمْ تُعْجِبُكَ أَجْسَامُهُمْ
وَإِنْ يَقُولُوا تَسْمَعُ لِقَوْلِهِمْ كَأْتِهِمْ
حُشْبٌ مُسْتَدَاةٌ^ط يَحْسَبُونَ كُلَّ
صَيْحَةٍ عَلَيْهِمْ هُمُ الْعَدُوُّ فَاحْذَرُوهُمْ
فَاتَّكَمُ اللَّهُ زَالِي يُؤْتِكُونَ^٤

وَإِذَا قِيلَ لَهُمْ تَاكَلُوا يَسْتَغْفِرْ لَكُمْ
رَسُولُ اللَّهِ لَوْ أَرَادُوا سُبُوحًا
يَصُدُّونَ وَهُمْ مُسْتَكْبِرُونَ^٥

سَوَاءٌ عَلَيْهِمْ أَسْتَغْفَرْتَ لَهُمْ أَمْ لَمْ
تَسْتَغْفِرْ لَهُمْ^ط كُنْ يَغْفِرَ اللَّهُ لَهُمْ
إِنَّ اللَّهَ لَا يَهْدِي الْقَوْمَ الْفَاسِقِينَ^٦

هُمُ الَّذِينَ يَقُولُونَ لَا تُنْفِقُوا عَلَى
مَنْ عِنْدَ رَسُولِ اللَّهِ حَتَّى يَنْفَضُوا^ط
وَلِلَّهِ خَزَائِنُ السَّمَوَاتِ وَالْأَرْضِ
وَلَكِنَّ الْمُنْفِقِينَ لَا يَفْقَهُونَ^٧

يَقُولُونَ لَئِنْ رَجَعْنَا إِلَى الْمَدِينَةِ

3. ಅರ್ಥಾತ್- ಗೋಡೆಗಳಿಗೆ ಒರಗಿ ಕುಳಿತಂತಹ ಈ ವ್ಯಕ್ತಿಗಳು ಮಾನವರಲ್ಲ, ಮರದ ಕೊರಡುಗಳಾಗಿದ್ದಾರೆ. ಮರದ ಕೊರಡಿಗೆ ಹೋಲಿಸುವ ಮೂಲಕ ಮಾನವೀಯತೆಯ ನಿಜವಾದ ಲಕ್ಷಣವಾಗಿರುವ ನೈತಿಕತೆಯ ಸ್ಫೂರ್ತಿಯಿಂದ ಇವರು ಬರಿದಾಗಿದ್ದಾರೆಂದು ಹೇಳಲಾಗಿದೆ. ಗೋಡೆಗೆ ಒರಗಿಕೊಂಡಿರುವ ಮರದ ಕೊರಡುಗಳಿಗೆ ಹೋಲಿಸುವ ಮೂಲಕ ಅವರು ನಿರರ್ಥಕ ಜೀವಿಗಳು ಎಂದು ಹೇಳಲಾಗಿದೆ. ಏಕೆಂದರೆ ಮರದ ಕೊರಡು ಕೂಡ ಉಪಯುಕ್ತವಾಗಬೇಕಿದ್ದರೆ ಅದು ಯಾವುದಾದರೂ ಛಾವಣಿ, ಬಾಗಿಲು ಅಥವಾ ಪೀಠೋಪಕರಣಗಳಲ್ಲಿ ಬಳಸಲ್ಪಡಬೇಕು. ಗೋಡೆಗೆ ಒರಗಿಸಲಾದ ಮರದ ಕೊರಡಿನಿಂದ ಯಾವ ಪ್ರಯೋಜನವೂ ಇಲ್ಲ.

4. ಅವರನ್ನು ಸತ್ಯವಿಶ್ವಾಸದಿಂದ ಕಾಪಟ್ಟಿದೆಡೆಗೆ ತಿರುಗಿಸುವವನು ಯಾರು ಎಂದು ಇಲ್ಲಿ ತಿಳಿಸಲಾಗಿದೆ. ಹೀಗೆ ಸ್ಪಷ್ಟೀಕರಿಸದೇ ಇರುವುದರಿಂದ ಸಹಜವಾಗಿಯೇ ಹೊರಡುವ ಅರ್ಥವೇನೆಂದರೆ ಅವರ ಈ ದುರ್ವರ್ತನೆಗೆ ಕೇವಲ ಒಂದೇ ಪ್ರೇರಕವಿರುವುದಲ್ಲ. ಬದಲಾಗಿ ಅನೇಕ ಪ್ರೇರಕಗಳು ಇದರ ಹಿಂದೆ ಕಾರ್ಯತತ್ಪರವಾಗಿವೆ. ಪಿಶಾಚಿಯಿದೆ, ದುಷ್ಟ ಮಿತ್ರರಿದ್ದಾರೆ, ಸ್ವತಃ ಅವರ ಮನಸ್ಸಿನ ಸ್ವಾರ್ಥಗಳಿವೆ. ಕೆಲವರಿಗೆ ಅವರ ಪತ್ನಿಯರು, ಮತ್ತೆ ಕೆಲವರಿಗೆ ಅವರ ಮಕ್ಕಳು ಮತ್ತು ಇನ್ನೂ ಕೆಲವರಿಗೆ ತಮ್ಮ ಬಳಗಕ್ಕೆ ಸೇರಿದ ದುಷ್ಟ ವ್ಯಕ್ತಿಗಳೂ ಪ್ರೇರಕಗಳಾಗಿದ್ದಾರೆ. ಕೆಲವರನ್ನು ಅವರ ಈರ್ಷ್ಯೆ, ದ್ವೇಷ ಮತ್ತು ದುರಹಂಕಾರ ಈ ಮಾರ್ಗಕ್ಕೆ ಅಟ್ಟಿ ಬಿಟ್ಟಿದೆ.

ಅಲ್ಲಿಂದ ಹೊರಕ್ಕೆ ಬಿಡುವನೆಂದು ಇವರು ಹೇಳುತ್ತಾರೆ.⁵ ವಾಸ್ತವದಲ್ಲಿ ಗೌರವವಂತೂ ಅಲ್ಲಾಹ್, ಅವನ ಸಂದೇಶವಾಹಕರು ಮತ್ತು ಸತ್ಯವಿಶ್ವಾಸಿಗಳಿಗಾಗಿಯೇ ಇದೆ. ಆದರೆ ಈ ಕವಟ ವಿಶ್ವಾಸಿಗಳು ತಿಳಿಯುವುದಿಲ್ಲ.

9. ಸತ್ಯವಿಶ್ವಾಸಿಗಳೇ, ನಿಮ್ಮ ಸಂಪತ್ತು ಮತ್ತು ನಿಮ್ಮ ಸಂತಾನಗಳು ನಿಮ್ಮನ್ನು ಅಲ್ಲಾಹನ ಸ್ಮರಣೆಯಿಂದ ಅಲಕ್ಷ್ಯಗೊಳಿಸದಿರಲಿ. ಹೀಗೆ ಮಾಡುವವರೇ ನಷ್ಟ ಅನುಭವಿಸುವವರು.
10. ನಿಮ್ಮ ಪೈಕಿ ಯಾರದಾದರೂ ಮರಣದ ಸಮಯ ಬಂದಿದ್ದು ಆಗ ಅವನು- "ನನ್ನ ಪ್ರಭೂ ನೀನು ನನಗೆ ಇನ್ನೂ ಸ್ವಲ್ಪ ಹೆಚ್ಚು ಕಾಲಾವಧಿ ನೀಡಿರುವುದಿಲ್ಲವೇಕೆ? ಹಾಗೆ ನೀಡಿದ್ದರೆ ನಾನು ದಾನ-ಧರ್ಮ ಮಾಡುತ್ತಿದ್ದೆ ಮತ್ತು ಸಜ್ಜನರ ಸಾಲಿಗೆ ಸೇರುತ್ತಿದ್ದೆ"- ಎಂದು ಹೇಳುವುದಕ್ಕೆ ಮುಂಚೆ ನಾವು ನಿಮಗೆ ದಯಪಾಲಿಸಿರುವ ಸಂಪತ್ತಿನಿಂದ ಖರ್ಚು ಮಾಡಿರಿ.
11. ವಾಸ್ತವದಲ್ಲಿ ಒಬ್ಬನ ಕರ್ಮಾವಧಿಯು ಪೂರ್ಣಗೊಳ್ಳುವ ಸಮಯ ಬಂದು ಬಿಟ್ಟರೆ ಅಲ್ಲಾಹನು ಯಾರಿಗೂ ಇನ್ನಷ್ಟು ಕಾಲಾವಧಿಯನ್ನು ಕೊಡುವುದಿಲ್ಲ. ನೀವು ಮಾಡುತ್ತಿರುವ ದೆಲ್ಲವನ್ನು ಅಲ್ಲಾಹನು ತಿಳಿದವನಾಗಿದ್ದಾನೆ.


يُخْرِجَنَّ الْأَعَزُّ مِنْهَا الْأَذَلَّ ط وَاللَّهُ
الْعَزِيزُ الرَّسُولُ ۖ وَلِلْمُؤْمِنِينَ وَلَكِنَّ
الْمُنْفِقِينَ لَا يَعْلَمُونَ ۝

يَأْتِيهَا الَّذِينَ آمَنُوا لَا تُلْهِكُمْ أَمْوَالُكُمْ
وَأَوْلَادُكُمْ عَنْ ذِكْرِ اللَّهِ ۗ وَمَنْ
يَفْعَلْ ذَلِكَ فَأُولَئِكَ هُمُ الْخٰسِرُونَ ۝


وَأَنْفُسُوهُمْ مِمَّا رَزَقْنَاكُمْ مِنْ قَبْلِ أَنْ
يَأْتِيَ أَحَدَكُمُ الْمَوْتُ فَيَقُولَ رَبِّ كُو
لَا أَخَّرْتَنِي إِلَىٰ أَجَلٍ قَرِيبٍ فَأَصْدَقْ
وَ أَكُنْ مِنَ الصَّٰلِحِينَ ۝

وَ كُنْ يُؤَخَّرَ اللَّهُ نَفْسًا إِذَا جَاءَ أَجَلُهَا
وَ اللَّهُ خَبِيرٌ بِمَا تَعْمَلُونَ ۝

5. ಅರ್ಥಾತ್- ಕ್ಷಮೆಯಾಚಿಸಲು ಪ್ರವಾದಿವರ್ಯರ(ಸ) ಬಳಿಗೆ ಬಾರದೆ ಇರುವುದಷ್ಟೇ ಅಲ್ಲ ಆ ಮಾತು ಕೇಳಿ ಅವರು ಅಹಂಭಾವ ಮತ್ತು ದರ್ಪದಿಂದ ತಮ್ಮ ತಲೆಯನ್ನು ಕೊಡವಿಕೊಳ್ಳುತ್ತಾರೆ. ಪ್ರವಾದಿವರ್ಯರ(ಸ) ಬಳಿಗೆ ಬಂದು ಕ್ಷಮೆ ಯಾಚಿಸುವುದು ತಮ್ಮ ಪಾಲಿಗೆ ಅಪಮಾನವೆಂದು ಭಾವಿಸಿ ತಮ್ಮ ಜಾಗದಲ್ಲಿ ಭದ್ರವಾಗಿ ಕುಳಿತಿರುತ್ತಾರೆ. ಇದೆಲ್ಲವೂ ಅವರು ಸತ್ಯವಿಶ್ವಾಸಿಗಳಲ್ಲ ಎಂಬುದರ ಲಕ್ಷಣಗಳಾಗಿವೆ.



(ಅವತೀರ್ಣ - ಮದೀನಾದಲ್ಲಿ)



ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಆಕಾಶಗಳಲ್ಲಿರುವ ಪ್ರತಿಯೊಂದು ವಸ್ತುವೂ ಭೂಮಿಯಲ್ಲಿರುವ ಪ್ರತಿಯೊಂದು ವಸ್ತುವೂ ಅಲ್ಲಾಹನನ್ನು ಜಪಿಸುತ್ತಿದೆ. ಪ್ರಭುತ್ವವು ಅವನಿಗೆ ಸೇರಿದೆ, ಪ್ರಶಂಸೆಗಳು ಅವನಿಗೇ ಆಗಿದೆ ಮತ್ತು ಅವನು ಎಲ್ಲ ಕಾರ್ಯಗಳಿಗೂ ಸಮರ್ಥನಾಗಿದ್ದಾನೆ.¹
2. ಅವನೇ ನಿಮ್ಮನ್ನು ಸೃಷ್ಟಿಸಿದನು. ಇನ್ನು ನಿಮ್ಮ ಪೈಕಿ ಒಬ್ಬನು ಸತ್ಯನಿಷೇಧಿಯಾಗಿದ್ದಾನೆ, ಇನ್ನೊಬ್ಬನು ಸತ್ಯವಿಶ್ವಾಸಿಯಾಗಿದ್ದಾನೆ. ಅಲ್ಲಾಹ್ ನೀವು ಮಾಡುತ್ತಿರುವುದೆಲ್ಲವನ್ನೂ ವೀಕ್ಷಿಸುತ್ತಿದ್ದಾನೆ.
3. ಅವನು ಭೂಮಿ-ಆಕಾಶಗಳನ್ನು ಸತ್ಯಪೂರ್ಣವಾಗಿ ಸೃಷ್ಟಿಸಿರುವನು ಮತ್ತು ನಿಮಗೆ ರೂಪ ಕೊಟ್ಟನು, ಅತ್ಯುತ್ತಮ ಸ್ವರೂಪ ಕೊಟ್ಟನು, ಕೊನೆಗೆ ನಿಮಗೆ ಅವನ ಕಡೆಗೇ ಮರಳಲಿಕ್ಕಿದೆ.
4. ಭೂಮಿ-ಆಕಾಶಗಳಲ್ಲಿರುವ ಪ್ರತಿಯೊಂದು ವಸ್ತುವಿನ ಜ್ಞಾನ ಅವನಿಗಿದೆ. ನೀವು ಅಡಗಿಸಿಡುವುದನ್ನೂ ಪ್ರಕಟಗೊಳಿಸುವುದನ್ನೂ ಅವನು ಬಲ್ಲನು² ಮತ್ತು ಅಲ್ಲಾಹನು ಅಂತರಾಳದ ಸ್ಥಿತಿಯನ್ನೂ ಅರಿತಿರುತ್ತಾನೆ.
5. ಇದಕ್ಕೆ ಮುಂಚೆ ಸತ್ಯವನ್ನು ಧಿಕ್ಕರಿಸಿದ ಹಾಗೂ ಕೊನೆಗೆ ತಮ್ಮ ದುಷ್ಟತ್ಯಗಳ ಫಲವನ್ನು ಸವಿದವರ ವೃತ್ತಾಂತವು ನಿಮಗೆ ತಲಪಿಲ್ಲವೇ? ಮುಂದೆ ಅವರಿಗಾಗಿ ವೇದನಾಯುಕ್ತ ಯಾತನೆ ಇದೆ.

بِسْمِ اللَّهِ الرَّحْمَنِ الرَّحِيمِ ۝

يَسْبِيحُ لِلَّهِ مَا فِي السَّمٰوٰتِ وَمَا فِي
الْاَرْضِ لَهُ الْمُلْكُ وَلَهُ الْحَمْدُ وَهُوَ
عَلَىٰ كُلِّ شَيْءٍ قَدِيرٌ ۝

هُوَ الَّذِي خَلَقَكُمْ فَمِنْكُمْ كَافِرٌ وَمِنكُمُ
مُّؤْمِنٌ ۗ وَاللَّهُ بِمَا تَعْمَلُونَ بَصِيرٌ ۝

خَلَقَ السَّمٰوٰتِ وَالْاَرْضَ بِالْحَقِّ
وَصَوَّرَكُمْ فَأَحْسَنَ صُوْرَكُمْ ۗ
وَإِلَيْهِ الْمَصِيْرُ ۝

يَعْلَمُ مَا فِي السَّمٰوٰتِ وَالْاَرْضِ وَ
يَعْلَمُ مَا تُسْرُوْنَ وَمَا تُعْلِنُوْنَ ۗ
وَاللَّهُ عَلِيمٌ بِذٰلِ الصُّدُوْرِ ۝

اَلَمْ يَأْتِكُمْ نَبُوْا الَّذِيْنَ كَفَرُوْا مِنْ
قَبْلُ فَاَقْبَلُوْا وَاٰمَرُوْهُمْ
عَدٰبِ الْيَوْمِ ۝

1. ಅರ್ಥಾತ್- ಅವನು ಸರ್ವಶಕ್ತನಾಗಿದ್ದಾನೆ. ಅವನು ಏನು ಬೇಕಾದರೂ ಮಾಡಬಲ್ಲನು. ಅವನ ಸಾಮರ್ಥ್ಯವನ್ನು ಕುಂತಿಗೊಳಿಸಲು ಯಾವ ಶಕ್ತಿಗೂ ಸಾಧ್ಯವಿಲ್ಲ.
2. ಇನ್ನೊಂದು ಭಾಷಾಂತರ, "ನೀವು ಮರೆಯಲ್ಲಿ ಮಾಡುವುದನ್ನು, ಬಹಿರಂಗವಾಗಿ ಮಾಡುವುದನ್ನೂ" ಎಂದೂ ಆಗಬಹುದು.

6. ಅವರು ಇಂತಹ ದುರ್ಗತಿಗೆ ಅರ್ಹರೆನಿಸಿದ್ದೇಕೆಂದರೆ, ಅವರ ಬಳಿಗೆ ಸಂದೇಶವಾಹಕರು ಸುಸ್ಪಷ್ಟ ಆಧಾರ ಪ್ರಮಾಣಗಳೊಂದಿಗೆ ಹಾಗೂ ನಿದರ್ಶನಗಳೊಂದಿಗೆ ಬರುತ್ತಲೇ ಇದ್ದರು. ಆದರೆ ಅವರು, "ಮಾನವರು ನಮಗೆ ಸನ್ಮಾರ್ಗದರ್ಶನ ನೀಡುವರೇ?" ಎಂದರು. ಹೀಗೆ ಅವರು ಸತ್ಯವನ್ನು ಧಿಕ್ಕರಿಸಿದರು ಮತ್ತು ಮುಖ ತಿರುಗಿಸಿಕೊಂಡರು. ಆಗ ಅಲ್ಲಾಹನೂ ಅವರ ಬಗ್ಗೆ ನಿರ್ಲಕ್ಷ್ಯ ತಾಳಿದನು. ಅಲ್ಲಾಹನಂತು ನಿರಪೇಕ್ಷನೂ ಸ್ವಯಂ ಸ್ತುತ್ಯರ್ಹನೂ ಆಗಿರುತ್ತಾನೆ.

ذٰلِكَ بِاَنَّهُمْ كَانَتْ تَاْتِيهِمْ رُسُلُهُمْ
بِالْبَيِّنَاتِ فَقَالُوْا ابْتَرْنَا بِيْهَدُوْنَا وَّنَا
كٰفِرُوْنَا وَتَوَلَّوْا وَّاسْتَعْتٰى اللّٰهُ وَاَللّٰهُ
عَنِّيْ حَمِيْدٌ ۝۶

7. ಮರಣಾನಂತರ ಎಷ್ಟು ಮಾತ್ರಕ್ಕೂ ನಾವು ಪುನಃ ಎಬ್ಬಿಸಲ್ಪಡಲಾರೆ ಎಂದು ಸತ್ಯನಿಷೇಧಿಗಳು ಬಹಳ ಧೈರ್ಯದಿಂದ ಸಾರಿದ್ದಾರೆ. ಅವ ರೊಡನೆ ಹೇಳಿರಿ- "ಹಾಗಲ್ಲ, ನನ್ನ ಪ್ರಭುವಿನಾಣೆ! ನೀವು ಖಂಡಿತ ವಾಗಿಯೂ ಎಬ್ಬಿಸಲ್ಪಡುವಿರಿ.³ ತರುವಾಯ ನೀವು (ಭೂಲೋಕ ದಲ್ಲಿ) ಏನೇನು ಮಾಡಿರುವಿರಿಂಬುದನ್ನು ನಿಮಗೆ ಖಂಡಿತ ತೋರಿಸಿ ಕೊಡಲಾಗುವುದು ಮತ್ತು ಹೀಗೆ ಮಾಡುವುದು ಅಲ್ಲಾಹನ ಮಟ್ಟಿಗೆ ಬಹಳ ಸುಲಭವಾಗಿದೆ."

زَعَمَ الَّذِيْنَ كَفَرُوْا اَنْ لَّنْ يُبْعَثُوْا
قُلْ بَلٰى وَ سَرّٰى لَتُبْعَثُنَّ ثُمَّ لَتُنَبَّؤُنَّ
بِمَا عَمِلْتُمْ وَّذٰلِكَ عَلَى اللّٰهِ يَسِيْرٌ ۝۷

8. ಆದುದರಿಂದ ಅಲ್ಲಾಹನ ಮೇಲೂ ಅವನ ಸಂದೇಶವಾಹಕರ ಮೇಲೂ ನಾವು ಅವತೀರ್ಣಗೊಳಿಸಿರುವ ಪ್ರಕಾಶದ ಮೇಲೂ ವಿಶ್ವಾಸವಿರಿಸಿರಿ⁴ ನೀವು ಮಾಡುತ್ತಿರುವುದೆಲ್ಲವನ್ನೂ ಅಲ್ಲಾಹನು ಅರಿತಿರುತ್ತಾನೆ.

فَاٰمِنُوْا بِاللّٰهِ وَرَسُوْلِهِ وَاَلْتَّوْرٰى اَلَّذِيْ
اَنْزَلْنَا وَاَللّٰهُ بِمَا تَعْمَلُوْنَ خَبِيْرٌ ۝۸

9. ಸಮ್ಮೇಳನದ ದಿನ ಅವನು ನಿಮ್ಮೆಲ್ಲರನ್ನು ಒಟ್ಟುಗೂಡಿಸುವಾಗ (ನಿಮಗೆ ಇದರ ಅರಿವಾಗುವುದು).⁵ ಅದು ಪರಸ್ಪರರೆದುರು

يَوْمَ يَجْعَلُكُمْ لِيَوْمِ الْجَمْعِ ذٰلِكَ يَوْمُ
التَّجٰوِبِ وَّ مَن يُّؤْمَرْ بِاللّٰهِ وَيَعْمَلْ

3. ಪರಲೋಕವನ್ನು ನಿರಾಕರಿಸುವವರ ಮುಂದೆ ಪುನರುತ್ಥಾನ ದಿನ ಆಸನ್ನವಾಗುವುದರ ಸುದ್ದಿಯನ್ನು ಆಣೆ ಹಾಕಿ ಹೇಳಿದರೂ, ಆಣೆ ಹಾಕಿದ ಹೇಳಿದರೂ ಯಾವ ವ್ಯತ್ಯಾಸ ತಲೆದೋರುತ್ತದೆ ಎಂಬ ಪ್ರಶ್ನೆ ಇಲ್ಲಿ ಉದ್ಭವಿಸಬಹುದು. ಅವನು ಅದನ್ನು ಸಮ್ಮತಿಸಲು ಸಿದ್ಧನಾಗದೆ ಇರುವಾಗ ಆಣೆ ಹಾಕಿದ ಮಾತ್ರಕ್ಕೆ ಅದನ್ನು ಒಪ್ಪಲು ತಯಾರಾಗುವನೇ? ಇದರ ಉತ್ತರ ಹೀಗಿದೆ: ಈ ಮಾತಿನ ಸಂಬೋಧಿತರು ತಮ್ಮ ಜ್ಞಾನ ಮತ್ತು ಅನುಭವದಿಂದ ಪ್ರವಾದಿವರ್ಯರು(ಸ) ಜೀವನದಲ್ಲೆಂದೂ ಸುಳ್ಳು ಹೇಳದವರೆಂದು ಬಲ್ಲವರಾಗಿದ್ದರು. ಆದ್ದರಿಂದ ನಾಲಗೆಯಿಂದ ಅವರು ಎಂಥ ಆರೋಪಗಳನ್ನು ಹುಟ್ಟು ಹಾಕಿದರೂ "ಈ ಸತ್ಯಸಂಧ ವ್ಯಕ್ತಿ ತನ್ನ ಜ್ಞಾನ ಮತ್ತು ವಿಶ್ವಾಸದ ಆಧಾರದಲ್ಲಿ ಸತ್ಯವೆಂದು ಮನಗಾಣದ ವಿಷಯವನ್ನು ಆಣೆ ಹಾಕಿ ಹೇಳಬಹುದು" ಎಂದು ಅವರಿಗೆ ಊಹಿಸಲಿಕ್ಕೂ ಸಾಧ್ಯವಿರಲಿಲ್ಲ.

4. ಅಲ್ಲಾಹನು ಅವತೀರ್ಣಗೊಳಿಸಿದ ಪ್ರಕಾಶವೆಂದರೆ ಪವಿತ್ರ ಕುರ್ಆನ್ ಆಗಿದೆ ಎಂದು ವ್ಯಕ್ತವಾಗುತ್ತದೆ. ಬೆಳಕು ಸ್ವತಃ ಬೆಳಗಿ ಮೊದಲು ಕತ್ತಲೆಯಲ್ಲಿ ಮುಳುಗಿದ್ದ ಸುತ್ತಮುತ್ತಲಿನ ಎಲ್ಲ ವಸ್ತುಗಳನ್ನು ಬೆಳಗಿಸಿ ಬಿಡುತ್ತದೆ. ಹಾಗೆಯೇ ಕುರ್ಆನ್ ಕೂಡ ಒಂದು ದೀಪವಾಗಿದೆ. ಅದು ದಿಟವಾದುದೆಂದು ಸ್ವತಃ ಪ್ರಶೋಭಿಸುತ್ತದೆ. ಅದರ ಬೆಳಕಿನಲ್ಲಿ ಮಾನವ ತನ್ನ ಜ್ಞಾನ ಮತ್ತು ಬುದ್ಧಿಯ ಆಧಾರದಲ್ಲಿ ತಿಳಿದುಕೊಳ್ಳಲು ಸಾಧ್ಯವಾಗದಂತಹ ವಿಷಯಗಳನ್ನೆಲ್ಲ ತಿಳಿದು ಕೊಳ್ಳಲು ಸಾಧ್ಯವಿದೆ.

5. ಸಮ್ಮೇಳನದ ದಿನವೆಂದರೆ ಪುನರುತ್ಥಾನ ದಿನ. ಎಲ್ಲರನ್ನೂ ಒಟ್ಟು ಸೇರಿಸುವುದೆಂದರೆ - ಜಗತ್ತಿನ ಆರಂಭದಿಂದ ಹಿಡಿದು ನಿರ್ಣಾಯಕ ದಿನದ ತನಕ ಹುಟ್ಟಿದ ಸಮಸ್ತ ಜನರನ್ನು ಒಮ್ಮೆಲೇ ಜೀವಂತಗೊಳಿಸಿ ಒಂದುಗೂಡಿಸುವುದಾಗಿದೆ.

<p>ಜನರ ಸೋಲು-ಗೆಲುವುಗಳ ದಿನವಾಗಿರುವುದು.⁶ ಅಲ್ಲಾಹನ ಮೇಲೆ ವಿಶ್ವಾಸವಿರಿಸಿ ಸತ್ಕರ್ಮವೆಸಗುವವನ ಪಾಪಗಳನ್ನು ಅಲ್ಲಾಹನು ಉದುರಿಸಿ ಬಿಡುವನು ಮತ್ತು ಅವನನ್ನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವಂತಹ ಸ್ವರ್ಗೋದ್ಯಾನಗಳಲ್ಲಿ ಪ್ರವೇಶ ಗೊಳಿಸುವನು. ಇವರು ಅವುಗಳಲ್ಲಿ ಸದಾಕಾಲ ವಾಸಿಸುವರು. ಇದೇ ಮಹಾ ಯಶಸ್ಸು.</p>	<p>صَالِحًا يُكْفِّرُ عَنْهُ سَيِّئَاتِهِ وَيُدْخِلُهُ جَنَّاتٍ تَجْرِي مِنْ تَحْتِهَا الْأَنْهَارُ خَالِدِينَ فِيهَا أَبَدًا ذَلِكَ الْفَوْزُ الْعَظِيمُ ⑩</p>
<p>10. ಸತ್ಯನಿಷೇಧಿಗಳು ಮತ್ತು ನಮ್ಮ ಸೂಕ್ತಗಳನ್ನು ಧಿಕ್ಕರಿಸಿದವರು ನರಕವಾಸಿಗಳಾಗಿರುವರು. ಅದರಲ್ಲಿ ಅವರು ಸದಾಕಾಲ ವಾಸಿಸುವರು ಮತ್ತು ಅದು ಅತ್ಯಂತ ನಿಕೃಷ್ಟ ವಾಸಸ್ಥಾನವಾಗಿದೆ.</p>	<p>وَالَّذِينَ كَفَرُوا وَكَذَّبُوا بِآيَاتِنَا أُولَٰئِكَ أَصْحَابُ النَّارِ خَالِدِينَ فِيهَا بِئْسَ الْمَصِيرُ ⑩</p>
<p>11. ಎಂದೂ ಯಾವ ಸಂಕಷ್ಟವೂ ಅಲ್ಲಾಹನ ಅನುಚ್ಛೆಯಿಂದಲ್ಲದೆ ಬರುವುದಿಲ್ಲ. ಅಲ್ಲಾಹನ ಮೇಲೆ ವಿಶ್ವಾಸವಿರಿಸಿದವನ ಹೃದಯಕ್ಕೆ ಅಲ್ಲಾಹನು ಮಾರ್ಗದರ್ಶನ ನೀಡುತ್ತಾನೆ. ಅಲ್ಲಾಹನಿಗೆ ಸಕಲ ವಿಷಯಗಳ ಜ್ಞಾನವಿದೆ.</p>	<p>مَا أَصَابَ مِنْ مُصِيبَةٍ إِلَّا بِإِذْنِ اللَّهِ وَمَنْ يُؤْمِنْ بِاللَّهِ يَهْدِ اللَّهُ قَلْبَهُ وَاللَّهُ بِكُلِّ شَيْءٍ عَلِيمٌ ⑩</p>
<p>12. ಅಲ್ಲಾಹನ ಅನುಸರಣೆ ಮಾಡಿರಿ ಮತ್ತು ಸಂದೇಶವಾಹಕರ ಅನುಸರಣೆ ಮಾಡಿರಿ. ಆದರೆ, ನೀವು ಅನುಸರಣೆಯಿಂದ ವಿಮುಖರಾದರೆ, ನಮ್ಮ ಸಂದೇಶವಾಹಕರ ಮೇಲೆ ಸುಸ್ಪಷ್ಟವಾಗಿ ಸತ್ಯವನ್ನು ತಲಪಿಸುವ ಹೊರತು ಇನ್ನಾವ ಹೊಣೆಯೂ ಇಲ್ಲ.</p>	<p>وَاطِيعُوا اللَّهَ وَاطِيعُوا الرَّسُولَ فَرَانِ تَوَلَّيْتُمْ فَأَسْمَا عَلَىٰ سُرُورِنَا الْبَلْعُ الْمُيِّنُ ⑩</p>
<p>13. ಅಲ್ಲಾಹನು - ಅವನ ಹೊರತು ಇನ್ನಾವ ಆರಾಧ್ಯನೂ ಇಲ್ಲ, ಆದುದರಿಂದ ಸತ್ಯವಿಶ್ವಾಸಿಗಳು ಅಲ್ಲಾಹನ ಮೇಲೆಯೇ ಭರವಸೆಯಿಡಬೇಕು.⁷</p>	<p>اللَّهُ لَا إِلَهَ إِلَّا هُوَ وَعَلَىٰ اللَّهِ فَلْيَتَوَكَّلِ الْمُؤْمِنُونَ ⑩</p>
<p>6. ಅರ್ಥಾತ್- ನಿಜವಾದ ಸೋಲು-ಗೆಲುವು ನಿರ್ಣಾಯಕ ದಿನದಂದೇ ಇರುವುದು. ಯಾರು ವಾಸ್ತವದಲ್ಲಿ ನಷ್ಟ ಹೊಂದಿದವರು ಮತ್ತು ಯಾರು ಲಾಭ ಪಡೆಯುವವರೆಂದು ಅಲ್ಲಿ ಹೋದ ನಂತರವೇ ತಿಳಿಯುವುದು. ನಿಜವಾಗಿ ಯಾರು ಮೋಸ ಹೋದನು ಮತ್ತು ಯಾರು ಚತುರನೆಂದು ಸಾಬೀತಾದನು, ತಮ್ಮ ಜೀವನದ ಬಂಡವಾಳವನ್ನೆಲ್ಲಾ ತಪ್ಪು ವ್ಯಾಪಾರದಲ್ಲಿ ವ್ಯಯಿಸಿ ದಿವಾಳಿಯಾದವನಾರು? ತನ್ನ ಶಕ್ತಿ-ಸಾಮರ್ಥ್ಯ, ಪ್ರಯತ್ನ, ಸಂಪತ್ತು ಮತ್ತು ಸಮಯವನ್ನೆಲ್ಲಾ ಲಾಭದ ವ್ಯಾಪಾರದಲ್ಲಿ ವ್ಯಯಿಸುವ ಮೂಲಕ- ಲೋಕದ ವಾಸ್ತವಿಕತೆಯನ್ನರಿಯುವಲ್ಲಿ ಮೋಸ ಹೋಗದಿರುತ್ತಿದ್ದರೆ ಮೊದಲಿನವರು ಕೂಡ ಗಳಿಸಬಹುದಾಗಿದ್ದಂತಹ ಲಾಭವನ್ನು ಗಳಿಸಿದವರು ಯಾರು ಎಂದು ಅಲ್ಲಿಗೆ ತಲಪಿದ ನಂತರವೇ ತಿಳಿಯುವುದು.</p> <p>7. ಅರ್ಥಾತ್- ದೇವತ್ವದ ಅಧಿಕಾರಗಳೆಲ್ಲವೂ ಅಲ್ಲಾಹನ ಹಸ್ತದಲ್ಲಿ ಮಾತ್ರ ಇವೆ. ನಿಮ್ಮ ಪಾಲಿಗೆ ಸುದೈವ-ದುರ್ದೈವಗಳನ್ನು ರೂಪಿಸಲು ಅವನ ಹೊರತು ಇನ್ನಾರಿಗೂ ಅಧಿಕಾರವಿಲ್ಲ. ಒಳ್ಳೆಯ ಕಾಲ ಬರುವುದಿದ್ದರೆ ಅವನ ಮೂಲಕವೇ ಬರುವುದು. ಕೆಟ್ಟ ಕಾಲ ದೂರವಾಗುವುದಿದ್ದರೆ ಅವನು ದೂರ ಸರಿಸುವುದರಿಂದಲೇ ಸಾಧ್ಯವಾಗುವುದು. ಆದ್ದರಿಂದ ಪ್ರಾಮಾಣಿಕ ಹೃದಯದಿಂದ ಅಲ್ಲಾಹನನ್ನು ಏಕೈಕ ದೇವನೆಂದು ನಂಬುವವನು ಅಲ್ಲಾಹನ ಮೇಲೆ ಭರವಸೆಯಿರಿಸಬೇಕು ಮತ್ತು ಓರ್ವ ಸತ್ಯವಿಶ್ವಾಸಿಯೆಂಬ ನೆಲೆಯಲ್ಲಿ ಅಲ್ಲಾಹನು ನಿರ್ದೇಶಿಸುವ ಮಾರ್ಗದಲ್ಲೇ ಹಿಡಿದು ಎಂಬ ವಿಶ್ವಾಸದೊಂದಿಗೆ ತನ್ನ ಕರ್ತವ್ಯವನ್ನು ಪಾಲಿಸುತ್ತಾ ಸಾಗಬೇಕು. ಇದಲ್ಲದೆ ಅವನಿಗೆ ಅನ್ಯ ದಾರಿಯಿಲ್ಲ.</p>	

14. ಸತ್ಯವಿಶ್ವಾಸಿಗಳೇ, ನಿಮ್ಮ ಪತ್ನಿಯರಲ್ಲಿ ಮತ್ತು ನಿಮ್ಮ ಮಕ್ಕಳಲ್ಲಿ ಕೆಲವರು ನಿಮ್ಮ ಶತ್ರುಗಳಿದ್ದಾರೆ. ಅವರ ಬಗ್ಗೆ ಜಾಗರೂಕರಾಗಿರಿ ಮತ್ತು ನೀವು ಕ್ಷಮಿಸಿದರೆ, ಕಡೆಗಣಿಸಿದರೆ ಹಾಗೂ ಮನ್ನಿಸಿದರೆ ಅಲ್ಲಾಹನು ಮಹಾಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.⁸

يَا أَيُّهَا الَّذِينَ آمَنُوا إِنَّ مِنْ أَرْوَاحِكُمْ
وَأَوْلَادِكُمْ وَعَدُوِّكُمْ فَأَحَدًا رُوهُمْ
وَإِنْ تَعَفَوْا وَتَصَفَحُوا وَتَغْفِرُوا فَإِنَّ
اللَّهَ غَفُورٌ رَحِيمٌ ﴿١٤﴾

15. ನಿಮ್ಮ ಸಂಪತ್ತು ಮತ್ತು ಸಂತತಿಗಳು ಒಂದು ಪರೀಕ್ಷೆಯಾಗಿದೆ. ಅತ್ಯುನ್ನತ ಪ್ರತಿಫಲವಂತು ಅಲ್ಲಾಹನ ಬಳಿಯಲ್ಲೇ ಇದೆ.

إِنَّمَا أَمْوَالُكُمْ وَأَوْلَادُكُمْ فِتْنَةٌ وَاللَّهُ
عِنْدَآ أَجْرٍ عَظِيمٍ ﴿١٥﴾

16. ಆದುದರಿಂದ ನಿಮ್ಮಿಂದ ಸಾಧ್ಯವಿರುವಷ್ಟು ಅಲ್ಲಾಹನನ್ನು ಭಯ ಪಡುತ್ತಲಿರಿ ಮತ್ತು ಆಲಿಸಿರಿ ಹಾಗೂ ಆಜ್ಞಾಪಾಲನೆ ಮಾಡಿರಿ ಮತ್ತು ಸಂಪತ್ತನ್ನು ಖರ್ಚು ಮಾಡಿರಿ. ಇದು ನಿಮಗೇ ಹಿತಕರ ವಾಗಿದೆ. ತಮ್ಮ ಮನಸ್ಸಿನ ಸಂಕುಚಿತತೆಯಿಂದ ಸುರಕ್ಷಿತರಾಗಿ ರುವವರು ಮಾತ್ರ ಯಶಸ್ವಿಗಳು.

فَاتَّقُوا اللَّهَ مَا اسْتَطَعْتُمْ وَأَسْمَعُوا
وَاطِيعُوا وَأَنْفِقُوا خَيْرًا لِأَنْفُسِكُمْ
وَمَنْ يُؤْتِكُمْ شَيْءٌ فَاتَّقُوا اللَّهَ
هُمُ الْمَفْلُحُونَ ﴿١٦﴾


17. ನೀವು ಅಲ್ಲಾಹನಿಗೆ ಉತ್ತಮ ಸಾಲ ನೀಡಿದರೆ ಅವನು ನಿಮಗೆ ಎಷ್ಟೋ ಪಟ್ಟು ವರ್ಧಿಸಿ ಕೊಡುವನು ಮತ್ತು ನಿಮ್ಮ ತಪ್ಪುಗಳನ್ನು ಕ್ಷಮಿಸುವನು. ಅಲ್ಲಾಹನು ಮಹಾ ಗುಣಗ್ರಾಹಿಯೂ ಸಹನ ಶೀಲನೂ ಆಗಿರುತ್ತಾನೆ.

إِنْ تُقْرِضُوا اللَّهَ قَرْضًا حَسَنًا يُّضْعِفْهُ
لَكُمْ وَيَغْفِرْ لَكُمْ وَاللَّهُ شَكُورٌ حَلِيمٌ ﴿١٧﴾

18. ವ್ಯಕ್ತ-ಅವ್ಯಕ್ತಗಳೆಲ್ಲವನ್ನೂ ಅರಿತಿರುವವನೂ ಪ್ರಬಲನೂ ಯುಕ್ತಿಪೂರ್ಣನೂ ಆಗಿರುತ್ತಾನೆ.

عِلْمُ الْغَيْبِ وَالشَّهَادَةِ الْعَزِيزُ الْحَكِيمُ ﴿١٨﴾

8. ಅರ್ಥಾತ್- ಲೌಕಿಕ ಸಂಬಂಧದ ಆಧಾರದಲ್ಲಿ ಅವರು ಮಾನವನಿಗೆ ಅತಿ ಹೆಚ್ಚು ಪ್ರೀತಿಪಾತ್ರರಾಗಿದ್ದಾರೆ. ಆದರೆ ಧರ್ಮದ ಆಧಾರದಲ್ಲಿ ನೋಡುವುದಿದ್ದರೆ ಅವರು ನಿಮ್ಮ 'ಶತ್ರು'ಗಳಾಗಿದ್ದಾರೆ. ಅವರು ನಿಮ್ಮನ್ನು ಒಳಿತಿನಿಂದ ತಡೆದು ಕೆಡುಕಿನತ್ತ ಸಾಗಿಸುತ್ತಾರೆ ಅಥವಾ ಸತ್ಯವಿಶ್ವಾಸದಿಂದ ತಡೆದು ಸತ್ಯನಿಷೇಧದ ಕಡೆಗೆ ಸೆಳೆಯುತ್ತಾರೆ, ಇಲ್ಲವೇ ಅವರ ಸಹಾನುಭೂತಿ ಸತ್ಯನಿಷೇಧಗಳೊಂದಿಗಿರುತ್ತದೆ- ಮುಂತಾದ ಯಾವುದೇ ನೆಲೆಯಲ್ಲಿ ಅವರು ನಿಮ್ಮ ಶತ್ರುಗಳಾಗಿರಬಹುದು. ಒಟ್ಟಿನಲ್ಲಿ ನೀವು ಅವರ ಬಗ್ಗೆ ಎಚ್ಚರದಿಂದಿರಬೇಕಾದುದು ಅತ್ಯವಶ್ಯಕವಾಗಿದೆ. ಅವರ ಬಗೆಗಿನ ಪ್ರೀತಿಯಲ್ಲಿ ಸಿಲುಕಿ ನಿಮ್ಮ ಪರಲೋಕವನ್ನು ನಾಶಪಡಿಸಿಕೊಳ್ಳಬಾರದು. ಇದರರ್ಥ ನೀವು ಅವರನ್ನು ಶತ್ರುವೆಂದು ಬಗೆದು ಅವರೊಂದಿಗೆ ಕಠೋರ ವರ್ತನೆ ತೋರಬೇಕೆಂದಲ್ಲ, ಬದಲಾಗಿ ಅವರ ಸುಧಾರಣೆ ಮಾಡಲಾಗದಿದ್ದರೆ ಕನಿಷ್ಠಪಕ್ಷ ತಮ್ಮನ್ನಾದರೂ ಕೆಡುಕಿನಿಂದ ರಕ್ಷಿಸಿಕೊಳ್ಳಿರಿ ಎಂಬುದು ಇದರ ಇಂಗಿತವಾಗಿದೆ.



65. ಅತ್ತಲಾಕ್

(ಅವತೀರ್ಣ - ಮದೀನಾದಲ್ಲಿ)



ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಸಂದೇಶವಾಹಕರೇ, ನೀವು ಸ್ತ್ರೀಯರಿಗೆ ತಲಾಕ್ ಕೊಡುವಾಗ ಅವರಿಗೆ ಅವರ ಇದ್ದತೆಗಾಗಿ ತಲಾಕ್ ಕೊಡಿರಿ.¹ ಮತ್ತು ಇದ್ದತಿನ ಕಾಲಾವಧಿಯನ್ನು ಸರಿಯಾಗಿ ಎಣಿಸಿರಿ ಮತ್ತು ನಿಮ್ಮ ಪ್ರಭುವಾದ ಅಲ್ಲಾಹನನ್ನು ಭಯಪಡಿರಿ.² (ಇದ್ದತಿನ ಕಾಲಾವಧಿಯಲ್ಲಿ) ಅವರು ಸ್ವಷ್ಟವಾದ ಅಶ್ಶೀಲ ಕಾರ್ಯವೆಸಗದಿರುವಾಗ³ ನೀವು ಅವರನ್ನು ಅವರ ಮನೆಗಳಿಂದ ಹೊರ ಹಾಕಬಾರದು ಮತ್ತು ಅವರಾಗಿಯೂ ಹೊರಟು ಹೋಗಬಾರದು.⁴ ಅಲ್ಲಾಹನು ನಿಶ್ಚಯಿಸಿದ ಮೇರೆಗಳಿವು. ಅಲ್ಲಾಹನ ಮೇರೆಗಳನ್ನು ಮೀರುವವನು ತನ್ನ ಮೇಲೆ ತಾನೇ ಅಕ್ರಮವೆಸಗುವನು. ಪ್ರಾಯಶಃ ಇದಾದ

بِسْمِ اللَّهِ الرَّحْمَنِ الرَّحِيمِ

يَا أَيُّهَا النَّبِيُّ إِذَا طَلَقْتُمُ النِّسَاءَ فَطَلِّقُوهُنَّ
لِعَدَّتِهِنَّ وَأَحْصُوا الْعِدَّةَ وَاتَّقُوا
اللَّهَ رَبَّكُمْ لَا تَخْرُجُوهُنَّ مِنْ
بُيُوتِهِنَّ وَلَا يَخْرُجْنَ إِلَّا أَنْ يَأْتِيَنَّ
بِفَاحِشَةٍ مُّبَيَّنَةٍ وَالَّذِي هُوَ
اللَّهُ وَ مَنْ يَتَعَدَّ حُدُودَ اللَّهِ فَقَدْ
ظَلَمَ نَفْسَهُ لَا تَدْرِي لَعَلَّ اللَّهُ

1. 'ಇದ್ದತೆಗಾಗಿ ತಲಾಕ್ ಕೊಡಿರಿ' ಎಂಬುದಕ್ಕೆ ಎರಡು ಅರ್ಥಗಳಿದ್ದು ಇಲ್ಲಿ ಈ ಎರಡೂ ಅರ್ಥಗಳು ಅನ್ವಯವಾಗುತ್ತವೆ. ಮೊದಲನೆಯದಾಗಿ ಆರ್ತವ ಕಾಲದಲ್ಲಿ ಸ್ತ್ರೀಗೆ ತಲಾಕ್ ಕೊಡದಿರಿ. ಬದಲಾಗಿ ಇದ್ದತನ ಅವಧಿಯನ್ನು ಆರಂಭಿಸಲು ಸಾಧ್ಯವಾಗುವ ಸ್ಥಿತಿಯಲ್ಲಿ ತಲಾಕ್ ನೀಡಿರಿ. ಎರಡನೆಯದಾಗಿ ಇದ್ದತನ ಅವಧಿಯೊಳಗೆ ಸಂಬಂಧ ಪುನರ್‌ಸ್ಥಾಪಿಸುವ ಅವಕಾಶವಿಟ್ಟುಕೊಂಡು ತಲಾಕ್ ನೀಡಿರಿ. ಸಂಬಂಧ ಪುನರ್‌ಸ್ಥಾಪಿಸುವ ಅವಕಾಶವೇ ಇಲ್ಲದ ರೂಪದಲ್ಲಿ ತಲಾಕ್ ನೀಡದಿರಿ. ಈ ಆದೇಶಕ್ಕೆ ಹದೀಸಾನಲ್ಲಿ ದೂರೆಯುವ ವಿವರಣೆಯ ಆಧಾರದಲ್ಲಿ ತಲಾಕ್‌ನ ನಿಯಮ ಇಂತಿದೆ. ಆರ್ತವ ಕಾಲದಲ್ಲಿ ತಲಾಕ್ ನೀಡಬಾರದು. ಪತ್ನಿಯೊಂದಿಗೆ ಸಂಸರ್ಗ ನಡೆಸಿದಂತಹ ಶುದ್ಧಾವಸ್ಥೆಯಲ್ಲಿ ತಲಾಕ್ ನೀಡಬೇಕು. ಇಲ್ಲವೇ ಗರ್ಭಿಣಿಯಾಗಿರುವ ವಿಷಯ ತಿಳಿದ ನಂತರ ತಲಾಕ್ ನೀಡಬೇಕು. ಹಾಗೆಯೇ ಒಂದೇ ಬಾರಿಗೆ ಮೂರು ತಲಾಕನ್ನೂ ನೀಡಬಾರದು.
2. ಅರ್ಥಾತ್- ತಲಾಕನ್ನು ತಮಾಷೆಯೆಂದು ಪರಿಗಣಿಸದಿರಿ. ತಲಾಕನಂತಹ ಪ್ರಮುಖ ಸಮಸ್ಯೆ ತಲೆದೋರಿದಾಗ ಯಾವಾಗ ತಲಾಕ್ ನೀಡಬೇಕು, ಇದ್ದತೆ ಯಾವಾಗ ಆರಂಭಗೊಂಡು ಯಾವಾಗ ಕೊನೆಗೊಳ್ಳುತ್ತದೆ ಎಂದೂ ನೆನಪಿರದಂತಹ ಸ್ಥಿತಿ ನಿಮಗೆ ಎದುರಾಗಬಾರದು. ತಲಾಕ್ ಕೊಡುವಾಗ ಅದರ ಸಮಯ ಮತ್ತು ದಿನಾಂಕವನ್ನೂ ನೆನಪಿಡಬೇಕು. ಯಾವ ಪರಿಸ್ಥಿತಿಯಲ್ಲಿ ಸ್ತ್ರೀಗೆ ತಲಾಕ್ ನೀಡಲಾಗಿದೆ ಎಂಬುದನ್ನೂ ನೆನಪಿನಲ್ಲಿಡಬೇಕು.
3. ಅರ್ಥಾತ್- ಆಕೆ ದುರಾಚಾರಕ್ಕೀಡಾಗಿದ್ದರೆ ಅಥವಾ 'ಇದ್ದತೆ' ಅವಧಿಯಲ್ಲಿ ಜಗಳಾಡುತ್ತಲೂ ಬಯ್ಯುತ್ತಲೂ ಇದ್ದರೆ.
4. ಅರ್ಥಾತ್ ಪುರುಷ ಸಿಟ್ಟಿನಿಂದ ಸ್ತ್ರೀಯನ್ನು ಮನೆಯಿಂದ ಹೊರಹಾಕಬಾರದು. ಹಾಗೆಯೇ ಸ್ತ್ರೀ ಸ್ವತಃ ಸಿಟ್ಟಾಗಿ ಮನೆಯನ್ನು ಬಿಡಬಾರದು. ಇದ್ದತೆ ಅವಧಿ ಮುಗಿಯುವ ತನಕವೂ ಅದು ಆಕೆಯ ಮನೆಯಾಗಿದೆ. ಹೊಂದಾಣಿಕೆಯ ಯಾವುದೇ ಸಾಧ್ಯತೆಯನ್ನು ಸದುಪಯೋಗಿಸಲು ಇಬ್ಬರೂ ಆ ಮನೆಯಲ್ಲೇ ಇರಬೇಕು. ಇಬ್ಬರೂ ಒಂದೇ ಮನೆಯಲ್ಲಿದ್ದರೆ ಮೂರು ತಿಂಗಳು, ಮೂರು ಆರ್ತವ ಕಾಲ ಅಥವಾ ಗರ್ಭಿಣಿಯಾಗಿದ್ದರೆ ಪ್ರಸವದ ತನಕ ಹೊಂದಾಣಿಕೆಯ ಇಂತಹ ಪ್ರಸಂಗಗಳು ಅನೇಕ ಬಾರಿ ತಲೆದೋರುತ್ತಿರಬಹುದು.

ಬಳಿಕ ಅಲ್ಲಾಹನು (ಹೊಂದಾಣಿಕೆಯ) ಯಾವುದಾದರೂ ದಾರಿಯನ್ನು ಉಂಟು ಮಾಡಲೂಬಹುದು- ನಿಮಗೆ ಅರಿಯದು.

2. ಅನಂತರ ಅವರು ತಮ್ಮ (ಇದ್ದತಿನ) ಕಾಲಾವಧಿಯ ಕೊನೆಯನ್ನು ತಲುಪಿದಾಗ ಅವರನ್ನು ಉತ್ತಮ ರೀತಿಯಿಂದ (ನಿಮ್ಮ ವಿವಾಹದಲ್ಲಿ) ತಡೆದಿರಿಸಿಕೊಳ್ಳಿರಿ. ಇಲ್ಲವೆ ಉತ್ತಮ ರೀತಿಯಿಂದ ಅವರಿಂದ ಬೇರ್ಪಡಿದಿರಿ ಮತ್ತು ನಿಮ್ಮ ಪೈಕಿ ನ್ಯಾಯಶೀಲರಾದ ಇಬ್ಬರನ್ನು ಸಾಕ್ಷಿಗಳಾಗಿ ಮಾಡಿಕೊಳ್ಳಿರಿ ಮತ್ತು (ಸಾಕ್ಷಿಗಳಾಗುವವರೆಗೆ) ಸಾಕ್ಷ್ಯವನ್ನು ಸರಿಯಾದ ರೀತಿಯಲ್ಲಿ ಅಲ್ಲಾಹನಿಗಾಗಿಯೇ ನೀಡಿರಿ. ನಿಮಗೆ ಉಪದೇಶಿಸಲಾಗುತ್ತಿರುವ ವಿಷಯಗಳಿವು. ಅಲ್ಲಾಹನ ಮತ್ತು ಪರಲೋಕದ ಮೇಲೆ ವಿಶ್ವಾಸವಿರಿಸುವ ಪ್ರತಿಯೊಬ್ಬನಿಗೆ. ಅಲ್ಲಾಹನನ್ನು ಭಯಪಡುತ್ತ ಕಾರ್ಯವೆಸಗುವವನಿಗೆ ಅಲ್ಲಾಹನು ಸಂಕಷ್ಟಗಳಿಂದ ಪಾರಾಗುವ ಯಾವುದಾದರೂ ದಾರಿಯನ್ನು ತೆರೆಯುವನು-

يُحَدِّثُ بَعْدَ ذَلِكَ أَمْرًا ①

فَإِذَا بَلَغْنَ أَجَلَهُنَّ فَأَمْسِكُوهُنَّ
بِعُرْوَةٍ أَوْ فَرْقُوهُنَّ بِعُرْوَةٍ
وَ أَشْهَدُوا ذَوِي عَدْلٍ مِّنكُمْ
وَ أَقِيمُوا الشَّهَادَةَ لِلَّهِ ذَلِكُمْ يُوعَظُ
بِهِ مَن كَانَ يُؤْمِنُ بِاللَّهِ وَالْيَوْمِ
الْآخِرِ وَ مَن يَتَّقِ اللَّهَ يَجْعَلْ لَهُ
مَخْرَجًا ①

3. ಮತ್ತು ಅವನು ಊಹಿಸಿಯೂ ಇರದಂತಹ ಕಡೆಗಳಿಂದ ಅವನಿಗೆ ಜೀವನಾಧಾರ ನೀಡುವನು. ಅಲ್ಲಾಹನ ಮೇಲೆ ಭರವಸೆ ಇಡುವವನ ಪಾಲಿಗೆ ಅವನೇ ಸಾಕು. ಅಲ್ಲಾಹನು ತಮ್ಮ ಕಾರ್ಯವನ್ನು ಪೂರ್ತಿಗೊಳಿಸಿಯೇ ತೀರುತ್ತಾನೆ. ಅಲ್ಲಾಹನು ಪ್ರತಿಯೊಂದು ವಸ್ತುವಿಗೂ ಒಂದು ವಿಧಿಯನ್ನು ನಿಶ್ಚಯಿಸಿಟ್ಟಿರುತ್ತಾನೆ.
4. ನಿಮ್ಮ ಸ್ತ್ರೀಯರ ಪೈಕಿ ಋತುಸ್ರಾವದ ಬಗ್ಗೆ ನಿರಾಶರಾದವರ ಕುರಿತು ನಿಮಗೇನಾದರೂ ಸಂಶಯ ಬಂದರೆ, ಅವರ ಇದ್ದತಿನ ಅವಧಿಯು ಮೂರು ತಿಂಗಳಾಗಿದೆ. ಇನ್ನೂ ಋತುಮತಿಯರಾಗದವರಿಗೂ ಇದೇ ನಿಯಮವಿದೆ ಮತ್ತು ಗರ್ಭಿಣಿಯರ ಇದ್ದತಿನ ಅವಧಿಯು

وَ يَزْرَعُهُ مِنْ حَيْثُ لَا يَحْتَسِبُ
وَ مَن يَتَوَكَّلْ عَلَى اللَّهِ فَهُوَ حَسْبُهُ
إِنَّ اللَّهَ بَالِغُ أَمْرِهِ قَدْ جَعَلَ
اللَّهُ لِكُلِّ شَيْءٍ قَدْرًا ②

وَ الَّذِي يَخِينُ مِنَ الْمَحِيضِ مِنْ
نِسَائِكُمْ إِنْ رَأَيْتُمْ فَعِدَّتُهُنَّ ثَلَاثَةَ
أَشْهُرٍ ② وَالَّذِي لَمْ يَحْمِضْ ③ وَ أُولَاتُ
الْأَحْمَالِ أَجَلُهُنَّ أَنْ يَضَعْنَ حَمْلَهُنَّ ④

5. ಇದರರ್ಥ ತಲಾಕ್ ಅಥವಾ ಪುನರ್‌ಮಿಲನದ ಸಂದರ್ಭದಲ್ಲಿ ಸಾಕ್ಷಿಗಳನ್ನು ನಿಶ್ಚಯಿಸಿಕೊಳ್ಳಿರಿ.
6. ಇದರಿಂದ ಮೇಲೆ ನೀಡಲಾಗಿರುವ ನಿರ್ದೇಶಗಳು ಕಾನೂನಿನ ಸ್ಥಾನವನ್ನಲ್ಲ ಬದಲಾಗಿ ಉಪದೇಶದ ಸ್ಥಾನವನ್ನು ಹೊಂದಿದೆ ಎಂದು ವ್ಯಕ್ತವಾಗುತ್ತದೆ. ವ್ಯಕ್ತಿ ಮೇಲೆ ಸೂಚಿಸಲಾಗಿರುವ ನಿರ್ದೇಶಗಳಿಂದ ದೂರವಿದ್ದು ತಲಾಕ್ ನೀಡಿಬಿಟ್ಟರೆ, ಇದ್ದತಿನ ಅವಧಿಯನ್ನು ಎಣಿಸದಿದ್ದರೆ, ಪತ್ನಿಯನ್ನು ವಿನಾಕಾರಣ ಮನೆಯಿಂದ ಹೊರಗಟ್ಟಿದರೆ, ಇದ್ದತಿನ ನಂತರ ಪತ್ನಿಯನ್ನು ಸತಾಯಿಸುವ ಉದ್ದೇಶದಿಂದಲೇ ಸಂಬಂಧ ಪುನರ್‌ಸ್ಥಾಪಿಸಿದರೆ, ಜಗಳ ಕಾದು ಆಕೆಯನ್ನು ಬೀಳ್ಕೊಟ್ಟರೆ ಅಥವಾ ತಲಾಕ್, ಸಂಬಂಧ ಪುನರ್‌ಸ್ಥಾಪನೆ ಅಥವಾ ವಿಚ್ಛೇದನಗಳ ವೇಳೆ ಯಾರನ್ನೂ ಸಾಕ್ಷಿಯಾಗಿ ನಿಲ್ಲಿಸದಿದ್ದರೆ ಅಂತಹ ಸಂದರ್ಭದಲ್ಲಿ ತಲಾಕ್, ಸಂಬಂಧ ಪುನರ್‌ಸ್ಥಾಪನೆ ಅಥವಾ ವಿಚ್ಛೇದನದ ಕಾನೂನು ಪರ ಪರಿಣಾಮಗಳಲ್ಲಿ ಯಾವುದೇ ವ್ಯತ್ಯಾಸ ಉಂಟಾಗುವುದಿಲ್ಲ. ಆದರೆ ಅಲ್ಲಾಹನ ಉಪದೇಶಕ್ಕೆ ವಿರುದ್ಧವಾಗಿ ಹಾಗೆ ಮಾಡುವುದು ಅವನಲ್ಲಿ ದೇವನ ಮತ್ತು ಪರಲೋಕದ ಬಗ್ಗೆ ನೈಜ ವಿಶ್ವಾಸವಿಲ್ಲ ಎಂಬುದನ್ನು ಸೂಚಿಸುತ್ತದೆ. ಆದ್ದರಿಂದಲೇ ಅವನು ನೈಜ ಸತ್ಯವಿಶ್ವಾಸಿಯು ಎಂದೂ ಅನುಸರಿಸಬಾರದಂತಹ ಧೋರಣೆಯನ್ನು ಅನುಸರಿಸದನು.
7. ಅಪ್ರಾಪ್ತ ವಯಸ್ಸಿನಿಂದಾಗಿ ಋತುಸ್ರಾವವಾಗದೆ ಇರಬಹುದು. ಕೆಲವು ಸ್ತ್ರೀಯರಿಗೆ ಬಹಳ ತಡವಾಗಿ ಋತುಸ್ರಾವವಾಗುತ್ತದೆ. ಆ ಕಾರಣದಿಂದಾಗಿರಬಹುದು ಅಥವಾ ಕೆಲವು ಸ್ತ್ರೀಯರಿಗೆ ಜೀವನಪರ್ಯಂತ ಋತುಸ್ರಾವವಾಗದೆ ಇರುವ ಅಪರೂಪದ ಪ್ರಸಂಗಗಳೂ

ಅವರ ಪ್ರಸವದ ವರೆಗಿದೆ.* ಅಲ್ಲಾಹನು, ತನ್ನನ್ನು ಭಯಪಡುವವನ ವ್ಯವಹಾರದಲ್ಲಿ ಅನುಕೂಲತೆಯನ್ನು ಒದಗಿಸುತ್ತಾನೆ.

5. ಇದು ಅಲ್ಲಾಹನು ನಿಮ್ಮ ಕಡೆಗೆ ಅವತೀರ್ಣಗೊಳಿಸಿರುವ ಅವನ ಅಪ್ಪಣೆಯಾಗಿದೆ. ಅಲ್ಲಾಹನು ತನ್ನನ್ನು ಭಯಪಡುವವನ ದೋಷಗಳನ್ನು ಅವನಿಂದ ಹೋಗಲಾಡಿಸುವನು ಮತ್ತು ಅವನಿಗೆ ದೊಡ್ಡ ಪ್ರತಿಫಲವನ್ನೂ ಕೊಡುವನು.

6. (ಇದ್ದತ್‌ನ ಅವಧಿಯಲ್ಲಿ) ಅವರನ್ನು, ನೀವಿರುವ ಸ್ಥಳದಲ್ಲೇ ನಿಮ್ಮ ಸೌಲಭ್ಯಕ್ಕನುಸಾರವಾಗಿ ವಾಸಗೊಳಿಸಿರಿ- ಮತ್ತು ಅವರಿಗೆ ಬೇಸರವುಂಟು ಮಾಡಲಿಕ್ಕಾಗಿ ಅವರನ್ನು ಸತಾಯಿಸಬೇಡಿರಿ. ಅವರು ಗರ್ಭಿಣಿಯರಾಗಿದ್ದರೆ, ಅವರ ಪ್ರಸವ ಕಾಲದ ವರೆಗೂ ಅವರಿಗಾಗಿ ಖರ್ಚು ಮಾಡುತ್ತಲಿರಿ. ಅನಂತರ ಅವರು ನಿಮಗೋಸ್ಕರ (ಶಿಶುವಿಗೆ) ಸ್ತನಪಾನ ಮಾಡಿಸಿದರೆ, ಅವರಿಗೆ ಅವರ ಸಂಭಾವನೆ ಕೊಡಿರಿ ಮತ್ತು (ಸಂಭಾವನೆಯ ವಿಷಯವನ್ನು) ಪರಸ್ಪರ ಮಾತುಕತೆಯ ಮೂಲಕ ಉತ್ತಮ ರೀತಿಯಲ್ಲಿ ತೀರ್ಮಾನಿಸಿಕೊಳ್ಳಿರಿ. ಆದರೆ ನೀವು (ಸಂಭಾವನೆ ನಿಶ್ಚಯಿಸುವ ವಿಷಯದಲ್ಲಿ) ಪರಸ್ಪರರಿಗೆ ತೊಂದರೆ ಕೊಟ್ಟರೆ ಶಿಶುವಿಗೆ ಬೇರೊಬ್ಬ ಸ್ತ್ರೀಯ ಸ್ತನಪಾನ ಮಾಡಿಸಲಿ.

7. ಸ್ಥಿತಿವಂತನು ತನ್ನ ಸ್ಥಿತಿಗನುಸಾರ ಜೀವನಾಂಶ ನೀಡಬೇಕು. ಕಡಿಮೆ ಜೀವನಾಧಾರ ನೀಡಲ್ಪಟ್ಟಿರುವವನು, ಅಲ್ಲಾಹನು ಆತನಿಗೆ ನೀಡಿರುವುದರಿಂದಲೇ ಖರ್ಚು ಮಾಡಲಿ. ಅಲ್ಲಾಹನು ಯಾರಿಗೆ ಎಷ್ಟು ಕೊಟ್ಟಿರುತ್ತಾನೋ ಅದಕ್ಕಿಂತ ಹೆಚ್ಚಿನ ತ್ರಾಸ ಅವನಿಗೆ ಕೊಡುವುದಿಲ್ಲ. ಅಲ್ಲಾಹನು ಬಡತನದ ಬಳಿಕ ಸಂಪನ್ನತೆಯನ್ನು ನೀಡಲೂಬಹುದು.

8. ಅದೆಷ್ಟೋ ನಾಡುಗಳು ತಮ್ಮ ಪ್ರಭು ಮತ್ತು ಅವನ ಸಂದೇಶವಾಹಕರ ಆಜ್ಞೋಲ್ಲಂಘನೆ ಮಾಡಿದವು. ಆಗ ನಾವು

وَمَنْ يَتَّقِ اللَّهَ يَجْعَلْ لَهُ مِنْ
أَمْرِهِ يُسْرًا ۝
ذَلِكَ أَمْرُ اللَّهِ أَنْزَلَهُ إِلَيْكُمْ وَمَنْ
يَتَّقِ اللَّهَ يَكْفُرْ عَنْهُ سَيِّئَاتِهِ وَيُعْظِمْ
لَهُ أَجْرًا ۝

أَسْكِنُوهُنَّ مِنْ حَيْثُ سَكَنْتُمْ مِنْ
وَجْدِكُمْ وَلَا تَضْرِبُوهُنَّ لِيُضَيِّقُوا
عَلَيْهِنَّ وَإِنْ كُنَّ أُولَاتٍ حَمِلٍ
فَأَنْفِقُوا عَلَيْهِنَّ حَتَّى يَضَعْنَ حَمْلَهُنَّ
فَإِنْ أَرْضَعْنَ لَكُمْ فَارْتُوهُنَّ أَجُورَهُنَّ
وَإِنْ
تَعَاسَرْتُمْ فَسَرِّضْ لَكُمْ أُخْرَى ۝

لِيُنْفِقَ ذُو سَعَةٍ مِّنْ سَعَتِهِ وَمَنْ
قَدِرَ عَلَيْهِ رِزْقُهُ فَلْيُنْفِقْ مِمَّا
آتَاهُ اللَّهُ لَا يُكَلِّفُ اللَّهُ نَفْسًا إِلَّا
مَّا أَتَتْهَا سَيَجْعَلُ اللَّهُ بَعْدَ عُسْرٍ يُسْرًا ۝


وَكَانَ مِنَ قَرِيْبٍ عَنَّتْ عَنْ أَمْرِ
رَبِّهَا وَرُسُلِهِ فَحَاسَبْنَاهَا حِسَابًا

ಇವೆ. ಈ ಎಲ್ಲಾ ಸಂದರ್ಭಗಳಲ್ಲಿ ಸ್ತ್ರೀಯರ ಇದ್ದತ್ 'ನಿರಾಶೆಯ ವಯಸ್ಸಿನ' ಸ್ತ್ರೀಯರ ಇದ್ದತ್‌ನಷ್ಟೇ ಇದೆ. ಅಂದರೆ ತಲಾಕಾನ ನಂತರ ಮೂರು ತಿಂಗಳು.

8. ಅರ್ಥಾತ್- ಪತಿ ನಿಧನನಾದ ತಕ್ಷಣ ಹೆರಿಗೆಯಾದರೆ ಅಥವಾ ನಾಲ್ಕು ತಿಂಗಳು ಹತ್ತು ದಿನಕ್ಕಿಂತ ಹೆಚ್ಚು ಅವಧಿ ತೆಗೆದುಕೊಂಡರೆ ಈ ಎರಡು ಸಂದರ್ಭಗಳಲ್ಲಿ ಹೆರಿಗೆಯಾದ ತಕ್ಷಣ ಆಕೆಯ ಇದ್ದತ್‌ನ ಅವಧಿ ಕೊನೆಗೊಳ್ಳುತ್ತದೆ.

9. ಈಗ ಮುಸ್ಲಿಮರನ್ನು ದೈಶಿಸಿ ಅಲ್ಲಾಹನ ಗ್ರಂಥ ಮತ್ತು ಪ್ರವಾದಿಯ ಮೂಲಕ ಅವರಿಗೆ ನೀಡಲಾದ ಆದೇಶಗಳನ್ನು ಉಲ್ಲಂಘಿಸಿದರೆ ಇಹ-ಪರಗಳಲ್ಲಿ ಯಾವ ಪರಿಣಾಮವನ್ನೆದುರಿಸ ಬೇಕಾಗುತ್ತದೆ ಮತ್ತು ಅನುಸರಿಸಿದರೆ ಯಾವ ಪ್ರತಿಫಲವನ್ನು ಪಡೆಯುವಿರಿ ಎಂಬ ಆದೇಶವನ್ನು ನೀಡಲಾಗುತ್ತಿದೆ.

<p>ಅವರನ್ನು ಉಗ್ರ ವಿಚಾರಣೆಗೆ ಒಳಪಡಿಸಿದವು ಮತ್ತು ಅವರನ್ನು ಉಗ್ರವಾಗಿ ಶಿಕ್ಷಿಸಿದವು.</p>	<p>شَدِيدًا وَعَدَّ بِهَا عَذَابًا جَدِيدًا ①</p>
<p>9. ಅವರು ತಮ್ಮ ಕರ್ಮದ ಸವಿಯನ್ನುಂಡರು ಮತ್ತು ಅವರ ಅಂತಿಮ ಗತಿಯು ನಷ್ಟವೇ ಆಗಿತ್ತು.</p>	<p>فَذَاقَتْ وَبَالَ أَمْرِهَا وَكَانَ عَاقِبَةُ أَمْرِهَا خُسْرًا ②</p>
<p>10. ಅಲ್ಲಾಹನು (ಪರಲೋಕದಲ್ಲಿ) ಅವರಿಗಾಗಿ ಘೋರ ಯಾತನೆಯನ್ನು ಸಿದ್ಧಪಡಿಸಿಟ್ಟಿದ್ದಾನೆ. ಆದುದರಿಂದ ಸತ್ಯವಿಶ್ವಾಸಿಗಳಾಗಿರುವ ಬುದ್ಧಿ ಜೀವಿಗಳೇ, ಅಲ್ಲಾಹನನ್ನು ಭಯಪಡಿರಿ. ಅಲ್ಲಾಹನು ನಿಮ್ಮ ಕಡೆಗೆ ಒಂದು ಉಪದೇಶವನ್ನು ಅವತೀರ್ಣಗೊಳಿಸಿರುತ್ತಾನೆ.</p>	<p>أَعَدَّ اللَّهُ لَهُمْ عَذَابًا شَدِيدًا إِفْتَقُوا اللَّهَ يَا أُولِي الْأَلْبَابِ الَّذِينَ آمَنُوا ۗ قَدْ أَنْزَلَ اللَّهُ إِلَيْكُمْ ذِكْرًا ③</p>
<p>11. ಸತ್ಯವಿಶ್ವಾಸಿಗಳನ್ನೂ ಸತ್ಯರ್ಮವೆಸಗುವವರನ್ನೂ ಅಂಧಕಾರಗಳಿಂದ ಹೊರತೆಗೆದು ಪ್ರಕಾಶದಡೆಗೆ ಒಯ್ಯಲಿಕ್ಕಾಗಿ ನಿಮಗೆ ಅಲ್ಲಾಹನ ಸುಸ್ಪಷ್ಟ ಮಾರ್ಗದರ್ಶನವನ್ನು ನೀಡುತ್ತಿರುವ ಒಬ್ಬ ಸಂದೇಶ ವಾಹಕ.¹⁰ ಅಲ್ಲಾಹನ ಮೇಲೆ ವಿಶ್ವಾಸವಿರುವ ಹಾಗೂ ಸತ್ಯರ್ಮ ಮಾಡುವ ವ್ಯಕ್ತಿಯನ್ನು ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಗೊಳಿಸುವನು. ಇವರು ಅದರಲ್ಲಿ ಸದಾಕಾಲ ವಾಸಿಸುವರು. ಇಂತಹವನಿಗೆ ಅಲ್ಲಾಹನು ಅತ್ಯುತ್ತಮ ಜೀವನಾಧಾರವನ್ನು ಇಟ್ಟಿರುವನು.</p>	<p>رَسُولًا يَتْلُو عَلَيْكُمْ آيَاتِ اللَّهِ مُبَيِّنَاتٍ لِيُخْرِجَ الَّذِينَ آمَنُوا وَعَمِلُوا الصَّالِحَاتِ مِنَ الظُّلُمَاتِ إِلَى النُّورِ وَمَنْ يُؤْمِنْ بِاللَّهِ وَيَعْمَلْ صَالِحًا يُدْخِلْهُ جَنَّاتٍ تَجْرِي مِنْ تَحْتِهَا الْأَنْهَارُ خَالِدِينَ فِيهَا أَبَدًا أَفَلَا أَحْسَنَ اللَّهُ لَهُ رِزْقًا ④</p>
<p>12. ಸಪ್ತಗನಗಳನ್ನು ಮತ್ತು ಅವುಗಳಂತೆಯೇ ಭೂಮಿಯ ವಿಧದಿಂದಲೂ ಸೃಷ್ಟಿಸಿದವನು ಅಲ್ಲಾಹನೇ ಆಗಿದ್ದಾನೆ.¹¹ ಅವುಗಳ ನಡುವೆ ಆದೇಶಗಳು ಇಳಿಯುತ್ತಲೇ ಇರುತ್ತವೆ. ಅಲ್ಲಾಹನು ಎಲ್ಲದಕ್ಕೂ ಸಾಮರ್ಥ್ಯವುಳ್ಳವನು ಮತ್ತು ಅಲ್ಲಾಹನ ಜ್ಞಾನವು ಎಲ್ಲ ವಿಷಯಗಳಿಗೂ ವ್ಯಾಪಿಸಿಕೊಂಡಿದೆ ಎಂಬುದನ್ನು ನೀವು ತಿಳಿದುಕೊಳ್ಳುವಂತಾಗಲು (ನಿಮಗಿದನ್ನು ತಿಳಿಸಲಾಗುತ್ತಿದೆ).</p>	<p>اللَّهُ الَّذِي خَلَقَ سَبْعَ سَمَاوَاتٍ وَمِنَ الْأَرْضِ مِثْلَهُنَّ مِثْلَهُنَّ طَيِّبَاتٍ تَزُولُ الْأَمْرُ بَيْنَهُنَّ لِتَعْلَمُوا أَنَّ اللَّهَ عَلَى كُلِّ شَيْءٍ قَدِيرٌ وَأَنَّ اللَّهَ قَدْ أَحَاطَ بِكُلِّ شَيْءٍ عِلْمًا ⑤</p>
<p>10. ಉಪದೇಶವೆಂದರೆ ಪವಿತ್ರ ಕುರ್ಆನ್ ಮತ್ತು ಪ್ರವಾದಿ ಎಂದರೆ ಮುಹಮ್ಮದ್(ಸ)ರಾಗಿದ್ದಾರೆಂದು ಕೆಲವು ವ್ಯಾಖ್ಯಾನಕಾರರು ಅಭಿಪ್ರಾಯಪಟ್ಟಿದ್ದಾರೆ. ಮತ್ತೆ ಕೆಲವರ ಪ್ರಕಾರ ಉಪದೇಶವೆಂದರೂ ಪ್ರವಾದಿವರ್ಯರೇ(ಸ) ಆಗಿದ್ದಾರೆ. ಏಕೆಂದರೆ ಅವರ ವ್ಯಕ್ತಿತ್ವವೇ ಸಾಧ್ಯಂತ ಉಪದೇಶವಾಗಿತ್ತು. ನಮ್ಮ ದೃಷ್ಟಿಯಲ್ಲಿ ಎರಡನೆಯ ವ್ಯಾಖ್ಯಾನವೇ ಹೆಚ್ಚು ಸೂಕ್ತವಾಗಿದೆ.</p> <p>11. 'ಅವುಗಳಂತೆಯೇ' ಎಂಬುದರ ಅರ್ಥ ಅವನು ಎಷ್ಟು ಆಕಾಶಗಳನ್ನು ಸೃಷ್ಟಿಸಿದ್ದಾನೋ ಅಷ್ಟೇ ಭೂಮಿಗಳನ್ನೂ ಸೃಷ್ಟಿಸಿದ್ದಾನೆ ಎಂದಲ್ಲ. ಬದಲಾಗಿ ಅವನು ಅನೇಕ ಆಕಾಶಗಳನ್ನು ಸೃಷ್ಟಿಸಿರುವಂತೆಯೇ ಅನೇಕ ಭೂಮಿಗಳನ್ನೂ ಸೃಷ್ಟಿಸಿದ್ದಾನೆ ಎಂದಾಗಿದೆ. 'ಭೂಮಿಯ ವಿಧದಿಂದ' ಎಂದರೆ ಯಾವ ರೀತಿ ಮಾನವರು ವಾಸಿಸುವ ಈ ಭೂಮಿ ಅದರೊಳಗೊಂಡಿರುವ ಸಕಲ ವಸ್ತುಗಳ ಪಾಲಿಗೆ ಹಾಸು ಮತ್ತು ತೊಟ್ಟಿಲಾಗಿದೆಯೋ ಅದೇ ರೀತಿ ಅಲ್ಲಾಹನು ನಿಸರ್ಗದಲ್ಲಿ ಇತರ ಭೂಮಿಗಳನ್ನೂ ಸೃಷ್ಟಿಸಿದ್ದಾನೆ. ಅವು ತಮ್ಮ ವಾಸಿಗಳ ಪಾಲಿಗೆ ಹಾಸು ತೊಟ್ಟಿಲೂ ಆಗಿದೆ. ಬೇರೆ ಮಾತುಗಳಲ್ಲಿ ಹೇಳುವುದಾದರೆ ಆಕಾಶದಲ್ಲಿ ಗೋಚರಿಸುವ ಅಸಂಖ್ಯ ಗ್ರಹನಕ್ಷತ್ರಾದಿಗಳು ನಿರ್ಜನವಾಗಿ ಉಳಿದಿಲ್ಲ. ಅವುಗಳಲ್ಲೂ ಭೂಮಿಯಂತೆ ತಮ್ಮದೇ ಆದ ಜೀವಿಜಾಲಗಳಿವೆ.</p>	



(ಅವತೀರ್ಣ - ಮದೀನಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಸಂದೇಶವಾಹಕರೇ, ಅಲ್ಲಾಹನು ನಿಮಗೆ 'ಧರ್ಮಸಮ್ಮತ'ಗೊಳಿಸಿರುವ ವಸ್ತುವನ್ನು ನೀವೇಕೆ ನಿಷಿದ್ಧಗೊಳಿಸುತ್ತೀರಿ? ನೀವು ನಿಮ್ಮ ಪತ್ನಿಯರ ಮೆಚ್ಚುಗೆಯನ್ನು ಬಯಸುತ್ತೀರಿ (ಎಂಬ ಕಾರಣದಿಂದಲೇ?)² ಅಲ್ಲಾಹನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

يَا أَيُّهَا النَّبِيُّ لِمَ تُحَرِّمُ مَا أَحَلَّ
اللَّهُ لَكَ تَبِعَنِي مَا رَضَا أَزْوَاجَكَ
وَاللَّهُ غَفُورٌ رَحِيمٌ ①

2. ಅಲ್ಲಾಹನು ನಿಮಗೆ ನೀವು ಹಾಕಿದ ಆಣೆಗಳ ಪಾಲನೆಯಿಂದ ಮುಕ್ತರಾಗುವ ಕ್ರಮವನ್ನು ನಿಶ್ಚಯಿಸಿರುತ್ತಾನೆ.³ ಅಲ್ಲಾಹನು

قَدْ فَرَضَ اللَّهُ لَكُمْ تَحِلَّةَ أَيْمَانِكُمْ
وَاللَّهُ مَوْلَاكُمْ وَهُوَ الْعَلِيمُ الْحَكِيمُ ①

1. ಇದೊಂದು ಪ್ರಶ್ನೆಯಲ್ಲ ಬದಲಾಗಿ ಅಸಮಾಧಾನದ ಪ್ರಕಟಣೆಯಾಗಿದೆ. ಇಲ್ಲಿ ಪ್ರವಾದಿವರ್ಯರೊಂದಿಗೆ(ಸ) ನೀವು ಈ ಕೆಲಸವನ್ನು ಯಾಕೆ ಮಾಡಿದಿರಿ ಎಂದು ಕೇಳುವುದು ಉದ್ದೇಶವಲ್ಲ. ಬದಲಾಗಿ ಅಲ್ಲಾಹನು ಧರ್ಮಸಮ್ಮತಗೊಳಿಸಿರುವ ವಿಷಯವನ್ನು ತಾವು ತಮ್ಮ ಪಾಲಿಗೆ ನಿಷಿದ್ಧಗೊಳಿಸಿಕೊಂಡಿರುವುದು ಅಲ್ಲಾಹನಿಗೆ ಇಷ್ಟವಿಲ್ಲ ಎಂದು ಎಚ್ಚರಿಕೆ ನೀಡುವುದು ಇದರ ಉದ್ದೇಶವಾಗಿದೆ. ಅವರು ಓರ್ವ ಸಾಮಾನ್ಯ ವ್ಯಕ್ತಿಯ ಸ್ಥಾನದಲ್ಲಿರದೆ ಅಲ್ಲಾಹನ ಪ್ರವಾದಿಯ ಸ್ಥಾನದಲ್ಲಿದ್ದರು. ಅವರು ತಮ್ಮ ಪಾಲಿಗೆ ಯಾವುದನ್ನಾದರೂ ನಿಷಿದ್ಧಗೊಳಿಸಿಕೊಂಡರೆ ಸಮುದಾಯವೂ ಅದನ್ನು ತಮ್ಮ ಪಾಲಿಗೆ ನಿಷಿದ್ಧವೆಂದು ಬಗೆಯುವ ಅಥವಾ ಕನಿಷ್ಠಪಕ್ಷ ಅಪ್ರಿಯವೆಂದು ಭಾವಿಸುವ ಅಪಾಯವಿತ್ತು. ಆದ್ದರಿಂದಲೇ ಅಲ್ಲಾಹನು ಅವರ ಈ ಕೆಲಸದ ಬಗ್ಗೆ ಆಕ್ಷೇಪವೆತ್ತಿದನು ಮತ್ತು ಅವರನ್ನು ಈ ನಿಷಿದ್ಧಗೊಳಿಸಿಕೊಳ್ಳುವಿಕೆಯಿಂದ ದೂರವಿರುವಂತೆ ಆಜ್ಞಾಪಿಸಿದನು. ಇದರಿಂದ ಸ್ವತಃ ಪ್ರವಾದಿವರ್ಯರಿಗೂ(ಸ) ಯಾವುದನ್ನೂ ಧರ್ಮಸಮ್ಮತ ಅಥವಾ ನಿಷಿದ್ಧಗೊಳಿಸಿಕೊಳ್ಳುವ ಅಧಿಕಾರವಿರಲಿಲ್ಲ ಎಂದು ಸ್ಪಷ್ಟವಾಗುತ್ತದೆ.
2. ಪ್ರವಾದಿವರ್ಯರು(ಸ) ತಮ್ಮಿಚ್ಛೆಯಂತೆ ಅದನ್ನು ನಿಷಿದ್ಧಗೊಳಿಸಿಕೊಂಡಿರಲಿಲ್ಲ. ಬದಲಾಗಿ ಹಾಗೆ ಮಾಡಬೇಕೆಂಬುದು ಅವರ ಪತ್ನಿಯರ ಇಚ್ಛೆಯಾಗಿತ್ತು. ಪ್ರವಾದಿವರ್ಯರು(ಸ) ಅವರನ್ನು ಸಂತೋಷಪಡಿಸುವ ಸಲುವಾಗಿ ಧರ್ಮಸಮ್ಮತವಾದುದನ್ನು ತಮ್ಮ ಪಾಲಿಗೆ ನಿಷಿದ್ಧಗೊಳಿಸಿಕೊಂಡಿದ್ದರೆಂದು ಇದರಿಂದ ವ್ಯಕ್ತವಾಗುತ್ತದೆ. ನಂಬಲರ್ಹ ಪ್ರವಾದಿ ವಚನಗಳಿಂದ ತಿಳಿದು ಬರುವಂತೆ ಪ್ರವಾದಿವರ್ಯರು(ಸ) ಪತ್ನಿಯೊಬ್ಬರ (ಹ. ರೈನಾಬ್) ಬಳಿಗೆ ಎಲ್ಲಿಂದಲೋ ಚೇನುತುಪ್ಪ ಬಂದಿತ್ತು. ಅದು ಪ್ರವಾದಿವರ್ಯರಿಗೆ(ಸ) ಪಾಲಿಗೆ ಬಹಳ ಪ್ರಿಯಕರವಾಗಿತ್ತು. ಆದ್ದರಿಂದ ತಮ್ಮ ನಿತ್ಯದ ಪರಿಪಾಠಕ್ಕೆ ವ್ಯತಿರಿಕ್ತವಾಗಿ ಅವರು ಹ. ರೈನಾಬ್(ರ) ಬಳಿ ಹೆಚ್ಚು ತಂಗಿ ತೊಡಗಿದರು. ಇದರಿಂದ ಪ್ರವಾದಿವರ್ಯರು(ಸ) ಇತರ ಕೆಲವು ಪತ್ನಿಯರಿಗೆ ಅಸೂಯೆಯುಂಟಾಯಿತು. ಅವರಲ್ಲರೂ ಸೇರಿ ಅವರಲ್ಲಿ ಚೇನುತುಪ್ಪದ ಬಗ್ಗೆ ಎಂತಹ ದ್ವೇಷ ಮೂಡಿಸಿದರೆಂದರೆ ಅವರು ಚೇನನ್ನು ಎಂದೂ ಉಪಯೋಗಿಸದಿರುವ ಸಂಕಲ್ಪ ಮಾಡಿಬಿಟ್ಟರು.
3. ಅರ್ಥಾತ್- ಧರ್ಮಸಮ್ಮತವಾದುದನ್ನು ತಮ್ಮ ಪಾಲಿಗೆ ನಿಷಿದ್ಧಗೊಳಿಸಿಕೊಂಡಂತಹ ಸಂಕಲ್ಪವನ್ನು ಮುರಿದು ಬಿಡಿರಿ. ಹಾಗೆ ಮಾಡಲು ಅಲ್ಲಾಹನು ಸೂರ: ಮೂರನೆಯ ಸೂಕ್ತದಲ್ಲಿ ವಚನದ ನಿರ್ಬಂಧದಿಂದ ಹೊರಬರುವ ಕುರಿತು ಕಲಿಸಿರುವ ಪರಿಹಾರೋಪಾಯವನ್ನು ಅನುಸರಿಸಿರಿ.

ನಿಮ್ಮ ಸಂರಕ್ಷಕನು ಮತ್ತು ಅವನೇ ಸರ್ವಜ್ಞನೂ ಯುಕ್ತಿ ಪೂರ್ಣನೂ ಆಗಿರುತ್ತಾನೆ.

3. (ಮತ್ತು ಈ ವಿಷಯವೂ ಗಮನಾರ್ಹವಾಗಿದೆ) ಪ್ರವಾದಿಯು ತಮ್ಮ ಓರ್ವ ಪತ್ನಿಯೊಡನೆ ಒಂದು ಮಾತನ್ನು ರಹಸ್ಯವಾಗಿ ಹೇಳಿದ್ದರು. ತರುವಾಯ ಆ ಪತ್ನಿಯು (ಇನ್ನೊಬ್ಬರಿಗೆ) ಈ ರಹಸ್ಯವನ್ನು ಬಯಲುಗೊಳಿಸಿ ಬಿಟ್ಟಾಗ ಮತ್ತು ಅಲ್ಲಾಹನು ಪ್ರವಾದಿಗೆ ಈ (ರಹಸ್ಯವನ್ನು ಬಯಲುಗೊಳಿಸಿದ) ಸುದ್ದಿಯನ್ನು ತಿಳಿಸಿದಾಗ, ಅವರು ಅದರ ಸ್ವಲ್ಪಾಂಶವನ್ನು (ಆ ಪತ್ನಿಗೆ) ತಿಳಿಸಿದರು ಮತ್ತು ಸ್ವಲ್ಪಾಂಶವನ್ನು ಕಡೆಗಣಿಸಿದರು. ತರುವಾಯ ಪ್ರವಾದಿಯವರು ಅವರಿಗೆ ಆ (ರಹಸ್ಯವನ್ನು ಬಯಲುಗೊಳಿಸಿದ) ಸುದ್ದಿಯನ್ನು ತಿಳಿಸಿದಾಗ ಅವರು, "ನಿಮಗೆ ಈ ಸುದ್ದಿ ಕೊಟ್ಟವರಾರು?" ಎಂದು ಕೇಳಿದರು. ಪ್ರವಾದಿಯವರು, "ನನಗೆ ಸರ್ವಜ್ಞನೂ ವಿವರಪೂರ್ಣನೂ ಆಗಿರುವವನು ಸುದ್ದಿ ತಿಳಿಸಿದನು" ಎಂದರು.⁴

وَإِذْ أَسَرَّ النَّبِيُّ إِلَىٰ بَعْضِ أَزْوَاجِهِ
حَدِيثًا فَلَمَّا نَبَّأَتْ بِهِ وَأَظْهَرَهُ
اللَّهُ عَلَيْهِ عَرَفَ بَعْضَهُ وَأَعْرَضَ
عَنْ بَعْضٍ فَلَمَّا نَبَّأَهَا بِهِ قَالَتْ
مَنْ أَنْبَأَكَ هَذَا قَالَ نَبَّأَنِي
الْعَلِيمُ الْخَبِيرُ ﴿٥﴾

4. ನೀವಿಬ್ಬರೂ ಅಲ್ಲಾಹನೊಡನೆ ಪಶ್ಚಾತ್ತಾಪ ಪಡುತ್ತೀರಾದರೆ (ಇದು ನಿಮ್ಮ ಪಾಲಿಗೆ ಉತ್ತಮವಾಗಿದೆ). ಏಕೆಂದರೆ, ನಿಮ್ಮ ಹೃದಯಗಳು ನೇರ ಮಾರ್ಗದಿಂದ ಸರಿದು ಹೋಗಿವೆ⁵ ಮತ್ತು ನೀವು ಪ್ರವಾದಿಯ ವಿರುದ್ಧ ಗುಂಪುಗಾರಿಕೆ ನಡೆಸಿದರೆ, ಅಲ್ಲಾಹನು ಅವರ ಸಂರಕ್ಷಕನಾಗಿದ್ದಾನೆ ಮತ್ತು ಅವನ ನಂತರ ಜಿಬ್ಬಾರಿಲರು, ಎಲ್ಲ ಸಜ್ಜನ ಸತ್ಯವಿಶ್ವಾಸಿಗಳು ಮತ್ತು ಎಲ್ಲ ದೇವಚರರು ಅವರ ಸಂಗಾತಿಗಳೂ ಸಹಾಯಕರೂ ಆಗಿರುವರೆಂಬುದು ನಿಮಗೆ ತಿಳಿದಿರಲಿ.⁶

إِنْ تَتُوبَا إِلَى اللَّهِ فَقَدْ صَغَتْ قُلُوبُكُمَا
وَإِنْ تَظَاهَرَا عَلَيْهِ فَإِنَّ اللَّهَ هُوَ مَوْلَاهُ
وَجِبْرِيلُ وَصَالِحُ الْمُؤْمِنِينَ
وَ الْمَلَائِكَةُ بَعْدَ ذَلِكَ ظَهِيرٌ ﴿٦﴾

4. ಈ ಸೂಕ್ತ ಅವತೀರ್ಣಗೊಳ್ಳಲು ಕಾರಣವಾದ ಆ ರಹಸ್ಯದ ಮಾತು ಏನಾಗಿತ್ತೆಂದು ಯಾವುದೇ ವರದಿಗಳಿಂದ ಸ್ಪಷ್ಟವಾಗಿ ತಿಳಿದು ಬರುವುದಿಲ್ಲ. ಆ ರಹಸ್ಯ ಏನಾಗಿತ್ತೆಂದು ತಿಳಿಯುವ ಔಚಿತ್ಯವೂ ಇಲ್ಲಿ ತಲೆದೋರುವುದಿಲ್ಲ. ಪ್ರವಾದಿವರ್ಯರ(ಸ) ಪಾವನ ಪತ್ನಿಯರಿಗೆ ಮತ್ತು ಪರೋಕ್ಷವಾಗಿ ಎಲ್ಲಾ ಹೊಣೆಗಾರ ಮುಸ್ಲಿಮರ ಪತ್ನಿಯರಿಗೆ ಅವರು ರಹಸ್ಯಪಾಲನೆಯಲ್ಲಿ ಬೇಜವಾಬ್ದಾರಿತನ ತೋರಬಾರದು ಎಂದು ಎಚ್ಚರಿಕೆ ನೀಡುವುದು, ಈ ವಿಷಯವನ್ನು ಕುರ್ಆನಿನಲ್ಲಿ ಪ್ರಸ್ತಾಪಿಸುವುದರ ಮೂಲೋದ್ದೇಶವಾಗಿದೆ. ವ್ಯಕ್ತಿ ಎಷ್ಟು ದೊಡ್ಡ ಹೊಣೆಗಾರಿಕೆಯನ್ನು ಹೊಂದಿರುತ್ತಾನೋ ಅದಕ್ಕನುಗುಣವಾಗಿ ಅವನ ಮನೆಯಿಂದ ರಹಸ್ಯಗಳು ಸೋರಿ ಹೋಗುವುದು ಅಷ್ಟೇ ಅಪಾಯಕರ ಸಂಗತಿಯಾಗಿದೆ. ವಿಷಯ ಪ್ರಮುಖವಾದುದಾಗಿರಲಿ ಅಥವಾ ಪ್ರಮುಖವಲ್ಲದುದಾಗಿರಲಿ ರಹಸ್ಯಗಳ ಪಾಲನೆಯಲ್ಲಿ ನಿರ್ಲಕ್ಷ್ಯ ವಹಿಸುವ ಅಭ್ಯಾಸವಾಗಿ ಬಿಟ್ಟರೆ ಅಪ್ರಮುಖ ವಿಷಯಗಳಂತೆ ಯಾವುದೇ ಸಂದರ್ಭದಲ್ಲಿ ಪ್ರಮುಖ ವಿಷಯಗಳೂ ಬಹಿರಂಗಗೊಳ್ಳಬಹುದು.
5. ಹ. ಉಮರ್(ರ) ಪ್ರಕಾರ, ಆ ಇಬ್ಬರು ಎಂದು ಹ.ಆಯಿಶಾ ಮತ್ತು ಹ.ಹಫ್ಸಾ(ರ) ಕುರಿತು ಹೇಳಲಾಗಿದೆ. ಹ. ಉಮರ್(ರ) ಪ್ರಕಾರ ನೇರ ಮಾರ್ಗದಿಂದ ದೂರ ಸರಿಯುವುದೆಂದರೆ, ಈ ಇಬ್ಬರು ಪತ್ನಿಯರು ಪ್ರವಾದಿವರ್ಯರೊಂದಿಗೆ(ಸ) ಹೆಚ್ಚು ಸಲಿಗೆಯಿಂದ ವ್ಯವಹರಿಸತೊಡಗಿದ್ದರು. ಅದು ಅಲ್ಲಾಹನಿಗೆ ಇಷ್ಟವಾಗಲಿಲ್ಲ ಮತ್ತು ಅವನು ಆ ಬಗ್ಗೆ ಎಚ್ಚರಿಸಿದನು.
6. ಅರ್ಥಾತ್- ಪ್ರವಾದಿವರ್ಯರ(ಸ) ವಿರುದ್ಧ ಗುಂಪುಗಾರಿಕೆ ನಡೆಸಿ ನೀವು ನಿಮಗೇ ನಷ್ಟ ಉಂಟು ಮಾಡಿಕೊಳ್ಳುವಿರಿ. ಏಕೆಂದರೆ ಯಾರ ಪ್ರಭು ಅಲ್ಲಾಹನಾಗಿದ್ದಾನೋ ಮತ್ತು ಜಿಬ್ಬಾರಿಲ್, ದೇವಚರರು ಮತ್ತು ಸಕಲ ಸತ್ಯಸಂಧ ಸತ್ಯವಿಶ್ವಾಸಿಗಳು ಯಾರ ಸಂಗಾತಿಗಳಾಗಿದ್ದಾರೋ ಅವರ ವಿರುದ್ಧ ಗುಂಪುಗಾರಿಕೆ ನಡೆಸಿ ಯಾರೂ ಜಯಗಳಿಸಲಾರರು.

5. ಪ್ರವಾದಿಯು ನಿಮಗೆಲ್ಲರಿಗೂ ತಲಾಕ್ ನೀಡಿದರೆ ಅಲ್ಲಾಹನು ಅವರಿಗೆ ನಿಮ್ಮ ಬದಲಿಗೆ ನಿಮಗಿಂತ ಉತ್ತಮರೂ' ನೈಜ ಮುಸ್ಲಿಮರೂ ಸತ್ಯವಿಶ್ವಾಸವುಳ್ಳವರೂ ವಿಧೇಯರೂ ತೌಬಾ ಮಾಡುವವರೂ ಆರಾಧನಾಶೀಲೆಯರೂ ಉಪವಾಸ ವ್ರತ ಆಚರಿಸುವವರೂ ಆದ- ಹಿಂದೆ ವಿವಾಹವಾಗಿದ್ದ ಅಥವಾ ಕುಮಾರಿಯಾಗಿರುವ ಪತ್ನಿಯರನ್ನು ದಯಪಾಲಿಸಬಹುದು.

عَلَىٰ رَبِّكَ إِن طَلَقَنَّ أَنْ يُبْدَلَ
أَرْوَاجًا خَيْرًا مِّنْكَ مُسْلِمًا مِّنْهُ
فَتَبَّتْ تَبَّتْ عِدَّتِ سَلِّحَتْ
تَبَّتْ وَ أَرْوَاجًا ٥

6. ಸತ್ಯವಿಶ್ವಾಸಿಗಳೇ, ಮಾನವರೂ ಶಿಲೆಗಳೂ ಇಂಧನವಾಗಲಿರುವ ಅಗ್ನಿಯಿಂದ ನಿಮ್ಮನ್ನೂ ನಿಮ್ಮ ಕುಟುಂಬದವರನ್ನೂ ರಕ್ಷಿಸಿಕೊಳ್ಳಿರಿ.* ಅದರ ಮೇಲೆ ಅತ್ಯಂತ ಕಠೋರ ಮತ್ತು ಉಗ್ರರಾದ ದೇವಚರರು ನಿಯುಕ್ತರಾಗುವರು. ಅವರೆಂದೂ ಅಲ್ಲಾಹನ ಆಜ್ಞೋಲ್ಲಂಘನೆ ಮಾಡುವುದಿಲ್ಲ ಮತ್ತು ಅವರಿಗೆ ನೀಡಲಾಗುವ ಪ್ರತಿಯೊಂದು ಅಪ್ಪಣೆಯನ್ನೂ ಪಾಲಿಸುತ್ತಾರೆ.

يَا أَيُّهَا الَّذِينَ آمَنُوا قُوا أَنْفُسَكُمْ
وَ أَهْلِيكُمْ نَارًا وَ قُودُهَا النَّاسُ
وَ الْحِجَارَةُ عَلَيْهَا مَلَائِكَةٌ غِلَاظٌ
شِدَادٌ لَا يَعْصُونَ اللَّهَ مَا أَمَرَهُمْ
وَ يَفْعَلُونَ مَا يُؤْمَرُونَ ٦

7. (ಆಗ ಹೇಳಲಾಗುವುದು;) "ಸತ್ಯನಿಷೇಧಿಗಳೇ, ಇಂದು ನೆಪಗಳನ್ನೊಡ್ಡಬೇಡಿರಿ; ನಿಮಗೆ ನೀವು ಮಾಡುತ್ತಿದ್ದ ಕರ್ಮಗಳಿಗೆ ತಕ್ಕುದಾದ ಪ್ರತಿಫಲವನ್ನೇ ನೀಡಲಾಗುತ್ತಿದೆ."

يَا أَيُّهَا الَّذِينَ كَفَرُوا لَا تَعْتَسِبُوا
الْيَوْمَ إِنَّمَا تَجْرُونَ مَا كُنتُمْ
تَعْمَلُونَ ٧

8. ಸತ್ಯವಿಶ್ವಾಸಿಗಳೇ, ಅಲ್ಲಾಹನೊಡನೆ ಪಶ್ಚಾತ್ತಾಪ ಪಡಿರಿ. ನಿಷ್ಕಳಂಕವಾದ ಪಶ್ಚಾತ್ತಾಪ, ನಿಮ್ಮ ಪ್ರಭು ನಿಮ್ಮ ದೋಷಗಳನ್ನು ಅಳಿಸಬಹುದು ಮತ್ತು ನಿಮ್ಮನ್ನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಗೊಳಿಸಲೂ ಬಹುದು. ಅದು ಅಲ್ಲಾಹನು ತನ್ನ ಪ್ರವಾದಿಯನ್ನಾಗಲಿ, ಅವರೊಂದಿಗೆ ವಿಶ್ವಾಸವಿರಿಸಿದ ಜನರನ್ನಾಗಲಿ ಅವಮಾನಗೊಳಿಸ

يَا أَيُّهَا الَّذِينَ آمَنُوا تَوْبُوا إِلَى اللَّهِ
تَوْبَةً صَوِحًا ط عَلَىٰ رَبِّكُمْ أَنْ
يُكَفِّرَ عَنْكُمْ سَيِّئَاتِكُمْ وَيُدْخِلَكُمْ
جَنَّاتٍ تَجْرِي مِنْ تَحْتِهَا الْأَنْهَارُ ٨

7. ಇದರಿಂದ ತಪ್ಪು ಕೇವಲ ಹ. ಆಯಿಶಾ ಮತ್ತು ಹ. ಹಫ್ಫಾರದು(ರ) ಮಾತ್ರವಾಗಿರಲಿಲ್ಲ, ಬದಲಾಗಿ ಇತರ ಪತ್ನಿಯರೂ(ರ) ಸ್ವಲ್ಪ ಮಟ್ಟಿಗೆ ತಪ್ಪಿತಸ್ಥರಾಗಿದ್ದರೆಂದು ವ್ಯಕ್ತವಾಗುತ್ತದೆ. ಆದ್ದರಿಂದ ಈ ಇಬ್ಬರನ್ನುದ್ದೇಶಿಸಲಾದ ನಂತರ ಈ ಸೂಕ್ತದಲ್ಲಿ ಉಳಿದಲ್ಲಾ ಪತ್ನಿಯರಿಗೂ ಎಚ್ಚರಿಕೆ ನೀಡಲಾಗಿದೆ. ಪ್ರವಾದಿ ವಚನಗಳಿಂದ ತಿಳಿದು ಬರುವಂತೆ ಆ ಸಂದರ್ಭದಲ್ಲಿ ಪ್ರವಾದಿವರ್ಯ(ಸ) ತಮ್ಮ ಪತ್ನಿಯರಿಂದ ಎಷ್ಟು ಅಸಮಾಧಾನ ತಾಳಿದ್ದರೆಂದರೆ ಒಂದು ತಿಂಗಳ ತನಕ ಅವರಿಂದ ಸಂಬಂಧ ಕಡಿದುಕೊಂಡಿದ್ದರು. ಅವರು ಪತ್ನಿಯರಿಗೆ ತಲಾಕ್ ನೀಡಿದ್ದಾರೆಂದು ಅವರ ಸಂಗಾತಿಗಳಲ್ಲಿ ವದಂತಿ ಹರಡಿತು.

8. ತನ್ನನ್ನು ಮಾತ್ರ ನರಕಾಗ್ನಿಯಿಂದ ರಕ್ಷಿಸಿಕೊಳ್ಳಲು ಪ್ರಯತ್ನಿಸುವುದಷ್ಟೇ ವ್ಯಕ್ತಿಯ ಕರ್ತವ್ಯವಲ್ಲ. ಬದಲಾಗಿ ನಿಸರ್ಗ ವ್ಯವಸ್ಥೆಯು ಯಾವ ಕುಟುಂಬದ ನಾಯಕತ್ವದ ಹೊಣೆಗಾರಿಕೆಯನ್ನು ಅವನಿಗೆ ನೀಡಿದೆಯೋ ಅವರಿಗೂ ಅವರು ದೇವನ ಪ್ರೀತಿಪಾತ್ರರಾದ ದಾಸರಾಗಿ ಮಾರ್ಪಡುವಂತಹ ಶಿಕ್ಷಣ ಮತ್ತು ತರಬೇತಿ ನೀಡಲು ಪ್ರಯತ್ನಿಸಬೇಕೆಂದು ಈ ಸೂಕ್ತದಲ್ಲಿ ತಿಳಿಸಲಾಗಿದೆ. ಅವರು ನರಕದ ಹಾದಿ ಹಿಡಿದಿದ್ದರೆ ತನಗೆ ಸಾಧ್ಯವಿರುವಷ್ಟರ ಮಟ್ಟಿಗೆ ಅದನ್ನು ತಡೆಯಲು ಪ್ರಯತ್ನಿಸಬೇಕು. ಶಿಲೆಗಳು ನರಕದ ಇಂಧನವಾಗಿವೆ ಎಂದು ಪ್ರಾಯಶಃ ಕಲ್ಪಿಸಲಾದ ಕುರಿತು ಹೇಳಲಾಗಿರಬಹುದು. ಇಬ್ನ್ ಮಸ್'ಊದ್(ರ), ಇಬ್ನ್ ಅಬ್ಬಾಸ್, ಮುಜಾಹಿಡ್, ಇಮಾಮ್ ಮುಹಮ್ಮದ್ ಬಾಕಿರ್ ಮತ್ತು ಸುದ್ದೀ(ರ) ಅವರ ಪ್ರಕಾರ ಇದು ಗಂಧಕದ ಶಿಲೆಗಳಾಗಿವೆ.


<p>ದಂತಹ ದಿನವಾಗಿರುವುದು.' ಅವರ ಜ್ಯೋತಿಯು ಅವರ ಮುಂದಿ ನಿಂದಲೂ ಅವರ ಬಲಬದಿಯಲ್ಲೂ ಚಲಿಸುತ್ತಿರುವುದು ಮತ್ತು ಅವರು, "ನಮ್ಮ ಪ್ರಭು, ನಮ್ಮ ಜ್ಯೋತಿಯನ್ನು ನಮಗಾಗಿ ಪರಿಪೂರ್ಣಗೊಳಿಸಿಬಿಡು ಮತ್ತು ನಮ್ಮನ್ನು ಕ್ಷಮಿಸು, ನೀನು ಸಕಲ ವಿಷಯಗಳ ಸಾಮರ್ಥ್ಯವಿರುವವನಾಗಿರುತ್ತಿ" ಎಂದು ಹೇಳುತ್ತಿರುವರು.</p>	<p>يَوْمَ لَا يُخْزِي اللَّهُ النَّبِيَّ وَالَّذِينَ آمَنُوا مَعَهُ نُورُهُمْ يَسْعَىٰ بَيْنَ أَيْدِيهِمْ وَبِأَيْمَانِهِمْ يَقُورُونَ رَبَّنَا آتِنَا نُورَنَا وَاعْفُرْ لَنَا إِنَّكَ عَلَىٰ كُلِّ شَيْءٍ قَدِيرٌ ⑩</p>
<p>9. ಸಂದೇಶವಾಹಕರೇ, ಸತ್ಯನಿಷೇಧಿಗಳೊಂದಿಗೂ ಕಪಟವಿಶ್ವಾಸಿಗಳೊಂದಿಗೂ ಸಮರ ಹೂಡಿರಿ ಮತ್ತು ಅವರೊಡನೆ ಕಠಿಣವಾಗಿ ವರ್ತಿಸಿರಿ. ನರಕವೇ ಅವರ ನಿವಾಸವಾಗಿದೆ ಮತ್ತು ಅದು ಅತ್ಯಂತ ಕೆಟ್ಟ ನೆಲೆಯಾಗಿದೆ.</p>	<p>يَا أَيُّهَا النَّبِيُّ جَاهِدِ الْكُفَّارَ وَالْمُنَافِقِينَ وَاغْلُظْ عَلَيْهِمْ وَمَأْوَاهُمْ جَهَنَّمُ وَالْبَئِيسُ الْمَصِيرُ ⑩</p>
<p>10. ಅಲ್ಲಾಹನು ಸತ್ಯನಿಷೇಧಿಗಳ ವಿಷಯದಲ್ಲಿ ನೂಹ್ ಮತ್ತು ಲೂತ್ ಪತ್ನಿಯರನ್ನು ಉದಾಹರಣೆಯಾಗಿ ಮುಂದಿಡುತ್ತಾನೆ. ಅವರು ನಮ್ಮ ಇಬ್ಬರು ಸಜ್ಜನ ದಾಸರ ದಾಂಪತ್ಯ ಬಂಧನದಲ್ಲಿ ದ್ದರು. ಆದರೆ, ಅವರು ತಮ್ಮ ಆ ಪತ್ನಿಯರನ್ನು ವಂಚಿಸಿದರು¹⁰ ಮತ್ತು ಅವರು (ಪತಿಯಂದಿರು) ಅಲ್ಲಾಹನದುರು ಅವರಿಗೆ ಯಾವ ಪ್ರಯೋಜನವನ್ನೂ ಒದಗಿಸದಾದರು. ಇಬ್ಬರೊಡನೆಯೂ, "ಹೋಗಿರಿ, ಅಗ್ನಿಯಲ್ಲಿ ಬೀಳುವವರ ಜೊತೆಗೆ ನೀವೂ ಬೀಳಿರಿ" ಎಂದು ಹೇಳಲಾಯಿತು.</p>	<p>ضَرَبَ اللَّهُ مَثَلًا لِلَّذِينَ كَفَرُوا أُمَّرَاتٍ نُّوحٍ وَ أُمَّرَاتٍ لُوطٍ لَوْ كُنَّا نَعْتَبُ عِبَادِينَ مِنْ عَبَادِنَا صَالِحِينَ فَخَانَتْهُمَا فَلَمَّ يُخْنِيَا عَنْهُمَا مِنَ اللَّهِ شَيْئًا وَقِيلَ ادْخُلَا النَّارَ مَعَ الدَّٰخِلِينَ ⑩</p>
<p>11. ಸತ್ಯವಿಶ್ವಾಸಿಗಳ ವಿಷಯದಲ್ಲಿ ಅಲ್ಲಾಹನು ಫಿರಾಔನಿನ ಪತ್ನಿಯ ಉದಾಹರಣೆಯನ್ನು ಮುಂದಿಡುತ್ತಾನೆ. ಅವರು, "ನನ್ನ ಪ್ರಭೂ, ನನಗಾಗಿ ನಿನ್ನ ಸ್ವರ್ಗದಲ್ಲೊಂದು ಭವನವನ್ನು ನಿರ್ಮಿಸಿಕೊಡು ಮತ್ತು ನನ್ನನ್ನು ಫಿರಾಔನಿನಿಂದಲೂ ಅವನ ಕರ್ಮಗಳಿಂದಲೂ ರಕ್ಷಿಸು ಮತ್ತು ಅಕ್ರಮಿ ಜನಾಂಗದಿಂದ ನನ್ನನ್ನು ಪಾರುಗೊಳಿಸು" ಎಂದು ಪ್ರಾರ್ಥಿಸಿದ ಸಂದರ್ಭ-</p>	<p>وَضَرَبَ اللَّهُ مَثَلًا لِلَّذِينَ آمَنُوا أُمَّرَاتٍ فِرْعَوْنَ إِذْ قَالَتْ رَبِّ ابْنِ لِي عِنْدَكَ بَيْتًا فِي الْجَنَّةِ وَنَجِّنِي مِنْ فِرْعَوْنَ وَ عَمَلِهِ وَ نَجِّنِي مِنَ الْقَوْمِ الظَّالِمِينَ ⑩</p>
<p>12. ಮತ್ತು ಅವನು ಇಮ್ರಾನನ ಪುತ್ರಿ ಮರ್ಯಮರ¹¹ ಉದಾಹರಣೆ</p>	<p>وَمَرْيَمَ ابْنَتَ عِمْرَانَ الَّتِي أَحْصَيْنَا</p>
<p>9. ಅರ್ಥಾತ್- ಅವರ ಸತ್ಯರ್ಮಗಳ ಪ್ರತಿಫಲವನ್ನು ಅವನು ವ್ಯರ್ಥಗೊಳಿಸಲಾರನು. ಅವರು ದೇವಭಯದಿಂದಿದ್ದು ಏನು ಪ್ರಯೋಜನವಾಯಿತು ಎಂದು ಸತ್ಯನಿಷೇಧಿಗಳಿಗೆ ಮತ್ತು ಕಪಟವಿಶ್ವಾಸಿಗಳಿಗೆ ಹೇಳುವ ಅವಕಾಶ ಕೊಡಲಾರನು. ದೇವಧಿಕ್ಕಾರಿಗಳು ಮಾತ್ರ ನಿಂದ್ಯರಾಗುವರು. ನಿಷ್ಪಾವಂತ ಮತ್ತು ಅನುಸರಣೀಯ ದಾಸರಿಗೆಂದೂ ಅಂತಹ ಗತಿ ಎದುರಾಗದು.</p> <p>10. ಇಲ್ಲಿ ವಂಚನೆ ಎಸಗುವುದೆಂದರೆ, ಅವರು ಅನೈತಿಕ ಕೆಲಸವನ್ನು ಮಾಡಿದರೆಂದಲ್ಲ. ಬದಲಾಗಿ ಇದರ ಅರ್ಥ ಅವರು ಸತ್ಯವಿಶ್ವಾಸದ ಹಾದಿಯಲ್ಲಿ ಹ. ನೂಹ್ ಮತ್ತು ಹ.ಲೂತ್‌ರಿಗೆ(ಅ) ನೆರವಾಗಲಿಲ್ಲ. ಅದಕ್ಕೆ ಪ್ರತಿಯಾಗಿ ಅವರು ಧರ್ಮದ ಶತ್ರುಗಳಿಗೆ ನೆರವಾಗುತ್ತಿದ್ದರು ಎಂದಾಗಿದೆ.</p> <p>11. ಹ. ಮರ್ಯಮ್‌ರ(ಅ) ತಂದೆಯ ಹೆಸರೇ ಇಮ್ರಾನ್ ಎಂದಾಗಿರಬಹುದು. ಅಥವಾ ಅವರು ಇಮ್ರಾನ್‌ನ ವಂಶದ ಪೈಕಿಯವರಾದ್ದರಿಂದ ಅವರನ್ನು ಇಮ್ರಾನ್‌ನ ಪುತ್ರಿ ಎಂದು ಕರೆಯಲಾಗಿರಬಹುದು.</p>	

ಯನ್ನೂ ಮುಂದಿಡುತ್ತಾನೆ; ಅವರು ತಮ್ಮ ಮಾನವನ್ನು ಕಾಪಾಡಿ ಕೊಂಡಿದ್ದರು.¹² ತರುವಾಯ ನಾವು ಅವರೊಳಗೆ ನಮ್ಮ ಕಡೆಯಿಂದ ಆತ್ಮವನ್ನು ಉದಿದೆವು¹³ ಮತ್ತು ಅವರು ತಮ್ಮ ಪ್ರಭುವಿನ ಆದೇಶಗಳನ್ನೂ ಅವನ ಗ್ರಂಥಗಳನ್ನೂ ದೃಢೀಕರಿಸಿದ್ದರು ಮತ್ತು ಅವರು ಅಜ್ಞಾಪಾಲಕರಲ್ಲಾಗಿದ್ದರು.¹⁴

فَرَجَّهَا فَنَفَخْنَا فِيهِ مِنْ شَرْحِنَا
وَصَدَّقَتْ بِكَلِمَاتِ رَبِّهَا وَكُتِبَ
وَكَانَتْ مِنَ الْقَانِتِينَ ﴿١٦﴾

۱۶


12. ಅವರ ಉದರದಿಂದ ಹ. ಈಸಾರ(ಅ) ಜನನ, ಪಾಪದ ಪರಿಣಾಮವಾಗಿತ್ತು ಎಂಬ ಆರೋಪವನ್ನು ಈ ಮೂಲಕ ನಿರಾಕರಿಸಲಾಗಿದೆ. ಅನ್ನಿಸಾ ಅಧ್ಯಾಯದ 156ನೆಯ ಸೂಕ್ತದಲ್ಲಿ ಅವರ ಈ ಆರೋಪವನ್ನು 'ಘೋರ ಸುಳ್ಳಾರೋಪ' ಎಂದು ಹೇಳಲಾಗಿದೆ.
13. ಅರ್ಥಾತ್- ಅವರ ಜತೆ ಯಾವುದೇ ಪುರುಷನ ಸಂಪರ್ಕವಿಲ್ಲದೆಯೇ ನಾವು ನಮ್ಮ ವತಿಯಿಂದ ಅವರ ಗರ್ಭಾಶಯದಲ್ಲಿ ಜೀವವೊಂದನ್ನು ಹಾಕಿದೆವು.
14. ಇಲ್ಲಿ ಹ. ಮರ್ಯಮ್(ಅ) ಉದಾಹರಣೆಯನ್ನು ಪ್ರಸ್ತಾಪಿಸುವ ಉದ್ದೇಶವೇನೆಂದರೆ, ಅಲ್ಲಾಹನು ಕನ್ಯಾವಸ್ಥೆಯಲ್ಲಿ ಪವಾಡದಿಂದ ಗರ್ಭಿಣಿಯನ್ನಾಗಿ ಮಾಡುವ ಮೂಲಕ ಅವರನ್ನು ಮಹಾ ಪರೀಕ್ಷೆಗೊಡ್ಡಿದ್ದನು. ಆದರೆ ಅವರು ತಾಳ್ಮೆಯೊಂದಿಗೆ ಅಲ್ಲಾಹನ ಇಚ್ಛೆಯ ಮುಂದೆ ಶಿರಬಾಗಿದರು.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. *ಅವನು ಅತ್ಯಂತ ಮಂಗಲಮಯನು. ಅವನ ಕೈಯಲ್ಲಿ (ವಿಶ್ವದ) ಪ್ರಭುತ್ವವಿದೆ ಮತ್ತು ಅವನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.¹
2. ನಿಮ್ಮನ್ನು ಪರೀಕ್ಷಿಸಿ ನಿಮ್ಮ ಪೈಕಿ ಯಾರು ಸತ್ಕರ್ಮವೆಸಗುವವನೆಂದು ನೋಡಲಿಕ್ಕಾಗಿ ಅವನು ಜೀವನವನ್ನೂ ಮರಣವನ್ನೂ ಆವಿಷ್ಕರಿಸಿದನು.² ಅವನು ಪ್ರಬಲನೂ ಕ್ಷಮಾಶೀಲನೂ ಆಗಿರುತ್ತಾನೆ.
3. ಅವನು ಅಂತಸ್ತು ಅಂತಸ್ತುಗಳಾಗಿ ಸಪ್ತ ಗಗನಗಳನ್ನು ಉಂಟು ಮಾಡಿದನು. ದಯಾಮಯನ ಸೃಷ್ಟಿಯಲ್ಲಿ ನೀವು ಯಾವುದೇ ಅಸಾಂಗತ್ಯವನ್ನು ಕಾಣಲಾರಿರಿ.³ ಇನ್ನೊಮ್ಮೆ ನೋಡಿರಿ, ನಿಮಗೆಲ್ಲಾ ದರೂ ನ್ಯೂನತೆ ಕಾಣಿಸುತ್ತಿದೆಯೇ?⁴
4. ಪುನಃಪುನಃ ದೃಷ್ಟಿ ಹಾಯಿಸಿರಿ. ನಿಮ್ಮ ದೃಷ್ಟಿಯು ಸೋತು ಹತಾಶವಾಗಿ ಮರಳಿ ಬರುವುದು.



بِسْمِ اللَّهِ الرَّحْمَنِ الرَّحِيمِ

تَبَارَكَ الَّذِي بِيَدِهِ الْمُلْكُ وَهُوَ عَلَى كُلِّ شَيْءٍ قَدِيرٌ

الَّذِي خَلَقَ الْمَوْتَ وَالْحَيَاةَ لِيُبَيِّنَ لَكُمْ آيَاتِكُمْ أَحْسَنُ عَمَلًا ۗ وَهُوَ الْعَزِيزُ الْعَفُورُ

الَّذِي خَلَقَ سَبْعَ سَمَاوَاتٍ طِبَاقًا ۗ مَا تَرَىٰ فِي خَلْقِ الرَّحْمَنِ مِن تَفَوُّتٍ ۗ فَارْجِعِ الْبَصَرَ ۗ هَلْ تَرَىٰ مِن فُطُورٍ

ثُمَّ ارْجِعِ الْبَصَرَ كَرَّتَيْنِ يَنقَلِبْ إِلَيْكَ الْبَصَرُ حَاسِمًا ۗ وَهُوَ حَسِيرٌ

*ಇಲ್ಲಿಂದ 29ನೆಯ ಕಾಂಡ ಆರಂಭ.

1. ಅರ್ಥಾತ್- ಏನು ಬೇಕಾದರೂ ಮಾಡಬಲ್ಲವನು. ಅವನು ಒಂದು ಕೆಲಸವನ್ನು ಮಾಡಬಯಸಿದರೆ ಅದನ್ನು ಮಾಡದಂತೆ ಅವನನ್ನು ತಡೆಯುವವರು ಯಾರೂ ಇಲ್ಲ.
2. ಅರ್ಥಾತ್- ಭೂಮಿಯಲ್ಲಿ ಮಾನವರ ಹುಟ್ಟು-ಸಾವುಗಳ ಸರಣಿಯನ್ನು ಅವನು ಆರಂಭಿಸಿದನು. ಯಾವ ಮಾನವ ಹೆಚ್ಚು ಉತ್ತಮವಾದ ಕರ್ಮಗಳನ್ನೆಸಗುತ್ತಾನೆ ಎಂದು ಪರೀಕ್ಷಿಸುವುದೇ ಇದರ ಉದ್ದೇಶ.
3. ಮೂಲದಲ್ಲಿ 'ತಫಾಉತ್' ಎಂಬ ಪದ ಬಳಕೆಯಾಗಿದೆ. ಅದರ ಅರ್ಥ ಹೊಂದಾಣಿಕೆಯಿಲ್ಲದಿರುವುದು, ಒಂದು ವಸ್ತು ಇನ್ನೊಂದರೊಂದಿಗೆ ಸರಿ ಹೊಂದದಿರುವುದು, ಒಂದಕ್ಕೊಂದು ಒಗ್ಗದಿರುವುದು.
4. ಮೂಲದಲ್ಲಿ 'ಪುತೂರ್' ಎಂಬ ಪದ ಪ್ರಯೋಗವಾಗಿದೆ. ಅದರ ಅರ್ಥ ಬಿರುಕು, ಒಡಕು ಅಥವಾ ಮುರಿದಿರುವುದು ಎಂದಾಗಿದೆ. ಅರ್ಥಾತ್, ಸಮಸ್ತ ನಿಸರ್ಗದ ಸಂಬಂಧ ಅವಿಚ್ಛಿನ್ನವಾಗಿದೆ. ಭೂಮಿಯ ಒಂದು ಕಣದಿಂದ ಹಿಡಿದು ಉಜ್ವಲ ಆಕಾಶಕಾಯಗಳ ತನಕ ಎಲ್ಲವೂ ಪರಸ್ಪರ ಬೆಸೆದುಕೊಂಡಿವೆ. ನಿಸರ್ಗ ವ್ಯವಸ್ಥೆಯ ಸರಣಿ ಎಲ್ಲಿಯೂ ಕಡಿಯಲ್ಪಟ್ಟಿಲ್ಲ. ನೀವೆಷ್ಟು ಶೋಧಿಸಿದರೂ ನಿಮಗೆ ಅದರಲ್ಲೆಲ್ಲಾ ಬಿರುಕು ಗೋಚರಿಸಲಾರದು.

5. ನಾವು ನಿಮ್ಮ ಸಮೀಪದ ಆಕಾಶವನ್ನು ಉಜ್ವಲ ದೀಪಗಳಿಂದ ಅಲಂಕರಿಸಿದ್ದೇವೆ ಮತ್ತು ಅವುಗಳನ್ನು ಶೈತಾನರನ್ನು ಹೊಡೆದಟ್ಟುವ ಸಾಧನವಾಗಿ ಮಾಡಿದ್ದೇವೆ. ನಾವು ಈ ಶೈತಾನರಿಗಾಗಿ ಧಗಧಗಿಸುವ ಅಗ್ನಿಯನ್ನು ಸಿದ್ಧಪಡಿಸಿಟ್ಟಿರುತ್ತೇವೆ.

وَلَقَدْ زَيَّنَّا السَّمَاءَ الدُّنْيَا بِمَصَابِيحٍ
وَجَعَلْنَاهَا رُجُومًا لِلشَّيَاطِينِ وَأَعْتَدْنَا
لَهُمْ عَذَابَ السَّعِيرِ ⑤

6. ತಮ್ಮ ಪ್ರಭುವನ್ನು ನಿಷೇಧಿಸಿದವರಿಗಾಗಿ ನರಕ ಯಾತನೆ ಇದೆ- ಮತ್ತು ಅದು ಅತ್ಯಂತ ಕೆಟ್ಟ ವಾಸಸ್ಥಾನ.

وَالَّذِينَ كَفَرُوا بِرَبِّهِمْ عَذَابُ
جَهَنَّمَ ط وَيُسَّ الْمَصِيرِ ⑥

7. ಅವರು ಅದಕ್ಕೆ ಎಸೆಯಲ್ಪಡುವಾಗ ಅದರ ಭಯಾನಕ ಅರ್ಭಟವನ್ನು ಕೇಳುವರು ಮತ್ತು ಅದು ಕುದಿಯುತ್ತಿರುವುದು.

إِذَا أُلْقُوا فِيهَا سَمِعُوا لَهَا شَهِيقًا
وَهُي تَفُورُ ⑦

8. ಕ್ರೋಧಾವೇಶದಿಂದ ಸಿಡಿಯುವಂತಿರುವುದು. ಪ್ರತಿ ಬಾರಿಯೂ ಯಾವುದಾದರೂ ಸಮೂಹವನ್ನು ಅದರೊಳಗೆ ಹಾಕಲಾದಾಗ, ಅದರ ಕಾರ್ಯಕರ್ತರು ಅವರೊಡನೆ, - "ನಿಮ್ಮ ಬಳಿಗೆ ಎಚ್ಚರಿಕೆ ಕೊಡುವವನಾರೂ ಬಂದಿರಲಿಲ್ಲವೇ?" ಎಂದು ಕೇಳುವರು.

تَكَادُ تَمَيَّزُ مِنَ الْعَيْظِ كُلَّمَا أُتِيَ
فِيهَا فَوْجٌ سَأَلَهُمْ خَزَنَتُهَا أَلَمْ
يَأْتِكُمْ نَذِيرٌ ⑧

9. ಆಗ ಅವರು- "ಹೌದು, ಎಚ್ಚರಿಕೆ ಕೊಡುವವರೊಬ್ಬರು ಬಂದಿದ್ದರು. ಆದರೆ ನಾವು ಅವರನ್ನು ಸುಳ್ಳಾಗಿಸಿದವು ಮತ್ತು ಅಲ್ಲಾಹನು ಏನನ್ನೂ ಅವತೀರ್ಣಗೊಳಿಸಿಲ್ಲ, ನೀವು ದೊಡ್ಡ ಪಥಭ್ರಷ್ಟತೆಯಲ್ಲಿ ಬಿದ್ದುಕೊಂಡಿರುವಿರಿ ಎಂದು ಹೇಳಿದವು"- ಎಂದು ತ್ತರಿಸುವರು.

قَالُوا بَلَىٰ قَدْ جَاءَنَا نَذِيرٌ فَكَذَّبْنَا
وَكُنَّا مَا تَرْكَلُ اللَّهُ مِنْ شَيْءٍ إِنْ
أَنْتُمْ إِلَّا فِي ضَلَالٍ كَبِيرٍ ⑨

10. ಮತ್ತು ಅವರು, "ಅಯ್ಯೋ! ನಾವು ಕೇಳಿರುತ್ತಿದ್ದರೆ ಮತ್ತು ಗ್ರಹಿಸಿರುತ್ತಿದ್ದರೆ ಇಂದು ಧಗಧಗಿಸುವ ಈ ಅಗ್ನಿಯಾತನೆಯನ್ನು ಅನುಭವಿಸುವವರಲ್ಲಿ ಸೇರುತ್ತಿರಲಿಲ್ಲ" ಎನ್ನುವರು.

وَقَالُوا لَوْ كُنَّا نَسْمَعُ أَوْ نَعْقِلُ مَا كُنَّا
فِي أَصْحَابِ السَّعِيرِ ⑩

11. ಈ ರೀತಿಯಲ್ಲಿ ಅವರು ತಮ್ಮ ಅಪರಾಧವನ್ನು ತಾವೇ ಒಪ್ಪಿಕೊಳ್ಳುವರು. ಈ ನರಕವಾಸಿಗಳಿಗೆ ಶಾಪವಿದೆ.

فَاعْتَرَفُوا بِذَنبِهِمْ فَسُحْقًا لِأَصْحَابِ
السَّعِيرِ ⑪

12. ಕಣ್ಣಾರೆ ಕಾಣದೆ ತಮ್ಮ ಪ್ರಭುವನ್ನು ಭಯಪಡುವವರಿಗಾಗಿ ಖಂಡಿತವಾಗಿಯೂ ಕ್ಷಮೆ ಮತ್ತು ದೊಡ್ಡ ಪ್ರತಿಫಲವಿದೆ.

إِنَّ الَّذِينَ يَخْشَوْنَ رَبَّهُم بِالْغَيْبِ
لَهُمْ مَغْفِرَةٌ وَأَجْرٌ كَبِيرٌ ⑫

5. ಹತ್ತಿರದ ಆಕಾಶವೆಂದರೆ- ಯಾವುದರ ಗ್ರಹ ನಕ್ಷತ್ರಗಳನ್ನು ನಾವು ದೂರದರ್ಶಕದ ಸಹಾಯವಿಲ್ಲದೆ ಬರಿಗಣ್ಣಿನಿಂದ ನೋಡಬಹುದೋ ಆ ಆಕಾಶವಾಗಿದೆ.

6. ಅದರರ್ಥ ಅದು ನರಕದ ಶಬ್ದವೇ ಆಗಿರಬಹುದು. ಅಥವಾ ನರಕದಲ್ಲಿ ಮೊದಲಿನಿಂದಲೇ ಬಿದ್ದುಕೊಂಡಿರುವ ಜನರ ಚೀರಾಟದ ಧ್ವನಿ ಅಲ್ಲಿಂದ ಕೇಳಿ ಬರುತ್ತಿರುತ್ತದೆ ಎಂದೂ ಆಗಬಹುದು.

13. ನೀವು ಮೆಲುದನಿಯಿಂದ ಮಾತನಾಡಿದರೂ ಏರಿದ ಧ್ವನಿಯಲ್ಲಿ ಮಾತನಾಡಿದರೂ (ಅಲ್ಲಾಹನ ಮಟ್ಟಿಗೆ ಅದೆಲ್ಲವೂ ಸಮಾನವಾಗಿದೆ) ಅವನಂತು ಹೃದಯಗಳನ್ನು ಸಹ ಬಲ್ಲವನಾಗಿರುತ್ತಾನೆ.

وَأَسْرُورًا قَوْلَكُمْ أَوِ اجْهَرُوا بِهِ إِنَّا
عَلِيمٌ بِذَاتِ الصُّدُورِ ﴿١٣﴾

14. ಸೃಷ್ಟಿಸಿದವನು ಅರಿಯದಿರುವನೇ? ವಸ್ತುತಃ ಅವನು ಅತ್ಯಂತ ಸೂಕ್ಷ್ಮಜ್ಞನೂ ವಿವರಪೂರ್ಣನೂ ಆಗಿರುತ್ತಾನೆ.

أَلَا يَعْلَمُ مَنْ خَلَقَ وَهُوَ اللَّطِيفُ
الْخَبِيرُ ﴿١٤﴾

15. ನಿಮಗಾಗಿ ಭೂಮಿಯನ್ನು ಅಧೀನಗೊಳಿಸಿದವನು ಅವನೇ. ಅದರ ಎದೆಯ ಮೇಲೆ ನಡೆದಾಡಿರಿ ಮತ್ತು ಅಲ್ಲಾಹನ ಅನ್ನವನ್ನು ಉಣ್ಣಿರಿ. ನಿಮಗೆ ಪುನಃ ಜೀವಂತರಾಗಿ ಅವನ ಬಳಿಗೇ ಹೋಗಲಿಕ್ಕಿದೆ.

هُوَ الَّذِي جَعَلَ لَكُمُ الْأَرْضَ ذَلُولًا
فَأْمْسُوا فِي مَنَازِكِهَا وَكُلُوا مِنْ رِزْقِهِ
وَإِلَيْهِ النُّشُورُ ﴿١٥﴾

16. ಆಕಾಶದಲ್ಲಿರುವವನು* ನಿಮ್ಮನ್ನು ನೆಲದಲ್ಲಿ ಹುಗಿದು ಬಿಡುವ ಹಾಗೂ ಈ ಭೂಮಿಯು ಹಠಾತ್ತನೆ ನಡುಗಲಾರಂಭಿಸುವ ಕುರಿತು ನೀವು ನಿರ್ಭೀತರಾಗಿರುವಿರಾ?

ءَأَمِنْتُمْ مَّنْ فِي السَّمَاءِ أَنْ يَخْسِفَ
بِكُمُ الْأَرْضَ فَإِذَا هِيَ تَمُورُ ﴿١٦﴾

17. ಆಕಾಶದಲ್ಲಿರುವವನು ನಿಮ್ಮ ಮೇಲೆ ಕಲ್ಲಿನ ಮಳೆ ಸುರಿಸುವಂತಹ ಗಾಳಿಯನ್ನು ಬೀಸಿ ಬಿಡುವ ಕುರಿತು ನೀವು ನಿರ್ಭೀತರಾಗಿರುವಿರಾ? ನನ್ನ ಎಚ್ಚರಿಕೆ ಹೇಗಿರುತ್ತದೆಂಬುದು ಆಗ ನಿಮಗೆ ತಿಳಿದು ಬರುವುದು.

أَمْ أَمِنْتُمْ مَّنْ فِي السَّمَاءِ أَنْ يُرْسِلَ
عَلَيْكُمْ حَارِصًا فَسَتَعْلَمُونَ كَيْفَ نُنزِّلُ
﴿١٧﴾

18. ಇವರಿಗಿಂತ ಮುಂಚೆ ಗತಿಸಿ ಹೋದವರು ಸುಳ್ಳಾಗಿಸಿದ್ದರು. ನನ್ನ ಹಿಡಿತವು ಎಷ್ಟು ಬಿಗಿಯಾಗಿತ್ತೆಂಬುದನ್ನು ನೋಡಿಕೊಳ್ಳಿರಿ.

وَلَقَدْ كَذَّبَ الَّذِينَ مِنْ قَبْلِهِمْ
فَكَيْفَ كَانَ نَكِيرِ ﴿١٨﴾

19. ಇವರು ತಮ್ಮ ಮೇಲೆ ಹಾರಾಡುತ್ತಿರುವ ಪಕ್ಷಿಗಳು ರೆಕ್ಕೆ ಬಿಚ್ಚುವುದನ್ನೂ ಮಡಚಿ ಕೊಳ್ಳುವುದನ್ನೂ ನೋಡುತ್ತಿಲ್ಲವೇ?

أَوْ لَمْ يَرَوْا إِلَى الطَّيْرِ فَوْقَهُمْ صَفَّتٍ
وَ يَقِظُنَّ مِمَّا يُمْسِكُهُنَّ إِلَّا الرَّحْمَنُ ﴿١٩﴾

7. ಇನ್ನೊಂದು ಭಾಷಾಂತರ, "ಅವನು ತನ್ನ ಸೃಷ್ಟಿಗಳ ಬಗ್ಗೆಯೇ ತಿಳಿಯದಿರುವನೇ?" ಎಂದೂ ಆಗಬಹುದು.

8. ಅಲ್ಲಾಹನು ಆಕಾಶದಲ್ಲಿರುತ್ತಾನೆಂದು ಇದರ ಅರ್ಥವಲ್ಲ. ಬದಲಾಗಿ ಮನುಷ್ಯ ದೇವನಡೆಗೆ ತಿರುಗುವಾಗ ಸಹಜವಾಗಿಯೇ ಆಕಾಶದತ್ತ ಮುಖ ಮಾಡುವುದನ್ನು ಗಮನದಲ್ಲಿರಿಸಿ ಈ ಮಾತು ಹೇಳಲಾಗಿದೆ. ಪ್ರಾರ್ಥನೆ ಮಾಡುವಾಗ ಮಾನವ ಆಕಾಶದತ್ತ ಕೈಚಾಚುತ್ತಾನೆ. ಯಾವುದಾದರೂ ವಿಪತ್ತು ಎದುರಾಗಿ ಎಲ್ಲಾ ಆಸರೆಗಳ ಬಗ್ಗೆ ನಿರಾಶನಾದಾಗ ಅವನು ಆಕಾಶದತ್ತ ಮುಖ ಮಾಡಿ ದೇವನೊಡನೆ ಮೊರೆಯಿಡುತ್ತಾನೆ. ಯಾವುದೇ ಅನಿರೀಕ್ಷಿತ ಆಪತ್ತು ಬಂದರೆಗಿದರೆ ಇದು ಮೇಲಿನಿಂದ ಬಂದರೆಗಿದೆ ಎನ್ನುತ್ತಾನೆ. ಅಸಾಮಾನ್ಯ ರೀತಿಯಲ್ಲಿ ಗಳಿಸಿದ ವಸ್ತುವಿನ ಬಗ್ಗೆ ಇದು ಮೇಲಿನಿಂದ ಬಂದುದಾಗಿದೆ ಎನ್ನುತ್ತಾನೆ. ಅಲ್ಲಾಹನು ಕಳುಹಿಸಿರುವ ಗ್ರಂಥಗಳನ್ನು ಆಕಾಶದಿಂದ ಬಂದ ಗ್ರಂಥಗಳು ಎನ್ನಲಾಗುತ್ತದೆ. ಇದರಿಂದ ವ್ಯಕ್ತವಾಗುವುದೇನೆಂದರೆ ದೇವನ ಬಗ್ಗೆ ಕಲ್ಪಿಸುವಾಗ ಮನಸ್ಸು ಭೂಮಿಯ ಬದಲು ಆಕಾಶದ ಕಡೆಗೆ ಸುಳಿಯುವುದು ಮಾನವನ ಸ್ವಭಾವ ಸಹಜವಾದ ವಿಷಯವಾಗಿದೆ.

<p>ಪರಮ ದಯಾಮಯನ ಹೊರತು ಅವುಗಳನ್ನು ಆಧರಿಸಿ ಕೊಂಡಿರುವವರು ಬೇರಾರೂ ಇಲ್ಲ. ಅವನೇ ಪ್ರತಿಯೊಂದು ವಸ್ತುವಿನ ವೀಕ್ಷಕನಾಗಿದ್ದಾನೆ.</p>	<p>إِنَّهُ بِكُلِّ شَيْءٍ بَصِيرٌ ⑨</p>
<p>20. ಪರಮ ದಯಾಮಯನ ವಿರುದ್ಧ ನಿಮಗೆ ಸಹಾಯ ಮಾಡ ಬಲ್ಲಂತಹ ಸೈನ್ಯವಾದರೂ ನಿಮ್ಮ ಬಳಿ ಯಾವುದಿದೆ? ವಾಸ್ತವ ದಲ್ಲಿ ಈ ಸತ್ಯನಿಷೇಧಿಗಳು ಮೋಸಕ್ಕೊಳಗಾಗಿದ್ದಾರೆ.</p>	<p>أَمَّنْ هَذَا الَّذِي هُوَ جُنْدٌ لَكُمْ يَنْصُرُكُمْ مِنْ دُونِ الرَّحْمَنِ إِنَّ الْكُفْرَ بِنِ الْإِلَهِ فِي عُرُوهُ ⑩</p>
<p>21. ಅಥವಾ ಪರಮ ದಯಾಮಯನು ತನ್ನ ಜೀವನಾಧಾರಗಳನ್ನು ತಡೆ ಹಿಡಿದರೆ, ನಿಮಗೆ ಜೀವನಾಧಾರ ನೀಡಬಲ್ಲವನು ಯಾರಿದ್ದಾನೆಂದು ಹೇಳಿರಿ. ವಾಸ್ತವದಲ್ಲಿ ಇವರು ವಿದ್ರೋಹದಲ್ಲಿಯೂ ಸತ್ಯದಿಂದ ನುಣುಚಿಕೊಳ್ಳುವುದರಲ್ಲಿಯೂ ಹರಮಾರಿಗಳಾಗಿದ್ದಾರೆ.</p>	<p>أَمَّنْ هَذَا الَّذِي يَرِزُكُمْ إِنْ أَمْسَكَ رِزْقَهُ بَلْ لَجُّوا فِي عُتُوٍّ وَنُفُورٍ ⑪</p>
<p>22. ಅಧೋಮುಖಿಯಾಗಿ ನಡೆಯುತ್ತಿರುವವನು ಹೆಚ್ಚು¹⁰ ಸನ್ಮಾರ್ಗ ಪಡೆಯುವನೋ ಅಥವಾ ತಲೆಯೆತ್ತಿ ನೇರವಾಗಿ ಒಂದು ಸಮತ ಟ್ವಾದ ಮಾರ್ಗದಲ್ಲಿ ನಡೆಯುವವನೋ ಎಂದು ಯೋಚಿಸಿರಿ.</p>	<p>أَمَّنْ يَسْتَشِي مُكِبًّا عَلَى وَجْهِهِ أَهْدَى أَمَّنْ يَسْتَشِي سَوِيًّا عَلَى صِرَاطٍ مُسْتَقِيمٍ ⑫</p>
<p>23. ನಿಮ್ಮನ್ನು ಸೃಷ್ಟಿಸಿದವನು, ನಿಮಗೆ ಶ್ರವಣ ಹಾಗೂ ದೃಷ್ಟಿಯನ್ನು ನೀಡಿದವನು ಮತ್ತು ಚಿಂತಿಸುವ ಮನಸ್ಸುಗಳನ್ನು ನೀಡಿದವನು ಅಲ್ಲಾಹನೇ. ಆದರೆ, ನೀವು ಅತ್ಯಲ್ಪವೇ ಕೃತಜ್ಞತೆ ಸಲ್ಲಿಸುತ್ತೀರಿ- ಎಂದು ಇವರೊಡನೆ ಹೇಳಿರಿ.¹¹</p>	<p>قُلْ هُوَ الَّذِي أَنْشَأَكُمْ وَجَعَلَ لَكُمُ السَّمْعَ وَالْأَبْصَارَ وَالْأَفْئِدَةَ قَلِيلًا مَّا تَشْكُرُونَ ⑬</p>
<p>24. ನಿಮ್ಮನ್ನು ಭೂಮಿಯ ಮೇಲೆ ಹಬ್ಬಿಸಿದವನು ಅಲ್ಲಾಹನೇ ಮತ್ತು ಅವನ ಕಡೆಗೇ ನೀವು ಒಟ್ಟುಗೂಡಿಸಲ್ಪಡುವಿರೆಂದು ಇವರೊಡನೆ ಹೇಳಿರಿ.</p>	<p>قُلْ هُوَ الَّذِي ذَرَأَكُمْ فِي الْأَرْضِ وَإِلَيْهِ تُحْشَرُونَ ⑭</p>
<p>25. ನೀವು ಸತ್ಯವಂತರಾಗಿದ್ದರೆ, ಈ ವಾಗ್ದಾನವು ಪೂರ್ತಿಗೊಳ್ಳುವುದು ಯಾವಾಗ ಎಂದು ಇವರು ಕೇಳುತ್ತಾರೆ.</p>	<p>وَيَقُولُونَ مَتَى هَذَا الْوَعْدُ إِنْ كُنْتُمْ صَادِقِينَ ⑮</p>
<p>9. ಅದರ ಇನ್ನೊಂದು ಭಾಷಾಂತರ ಹೀಗಾಗಬಹುದು, "ಸೈನ್ಯದಂತೆ ನಿಂತು ನಿಮಗೆ ನೆರವಾಗ ಬಲ್ಲವರು ದಯಾಮಯನ ಹೊರತು ಬೇರಾರಿದ್ದಾರೆ."</p> <p>10. ಅರ್ಥಾತ್- ಪ್ರಾಣಿಗಳಂತೆ ಅಧೋಮುಖಿಯಾಗಿ ಯಾರೋ ಅಟ್ಟಿದ ಹಾದಿಯಲ್ಲಿ ತಮ್ಮಷ್ಟಕ್ಕೆ ಸಾಗುತ್ತಿರುತ್ತಾರೆ.</p> <p>11. ಅರ್ಥಾತ್- ಸತ್ಯವನ್ನು ಅರಿತುಕೊಳ್ಳಲಿಕ್ಕಾಗಿ ಅಲ್ಲಾಹನು ವಿದ್ಯೆ, ಬುದ್ಧಿ, ಶ್ರವಣ ಮತ್ತು ದೃಶ್ಯಗಳ ಅನುಗ್ರಹವನ್ನು ನಿಮಗೆ ದಯಪಾಲಿಸಿದ್ದನು. ನೀವು ಅದರಿಂದ ಇತರರಲ್ಲಾ ಪ್ರಯೋಜನಗಳನ್ನು ಪಡೆಯುತ್ತೀರಿ. ಆದರೆ ಯಾವುದಕ್ಕಾಗಿ ಅದನ್ನು ದಯಪಾಲಿಸಲಾಗಿತ್ತೋ ಆ ಕೆಲಸವನ್ನು ಮಾತ್ರ ಮಾಡುವುದಿಲ್ಲ. ಇದು ಕೃತಜ್ಞತೆಯಾಗಿದೆ.</p>	

26. "ಅದರ ಜ್ಞಾನ ಅಲ್ಲಾಹನಿಗಿದೆ, ನಾನಂತು ಕೇವಲ ಸೃಷ್ಟಿವಾದ ಎಚ್ಚರಿಕೆ ನೀಡುವವನಾಗಿದ್ದೇನೆ" ಎಂದು ಹೇಳಿರಿ.

قُلْ إِنَّمَا الْعِلْمُ عِنْدَ اللَّهِ وَإِنَّمَا
أَنَا نَذِيرٌ مُّبِينٌ ﴿٢٦﴾

27. ಮುಂದೆ ಅದು ಸಮೀಪವಾಗಿರುವುದನ್ನು ಇವರು ಕಂಡಾಗ, ನಿರಾಕರಣೆ ಮಾಡಿದ್ದ ಎಲ್ಲ ಜನರ ಮುಖಗಳು ವಿಕಾರಗೊಳ್ಳುವವು ಮತ್ತು ಆಗ ಅವರೊಡನೆ, "ನೀವು ಆಗ್ರಹಿಸುತ್ತಿದ್ದ ವಸ್ತು ಇದುವೇ ಆಗಿದೆ" ಎಂದು ಹೇಳಲಾಗುವುದು.

فَلَمَّا رَأَوْهُ زُلْفَةً سَيِّئَتْ وُجُوهُ الَّذِينَ
كَفَرُوا وَقِيلَ هَذَا الَّذِي كُنْتُمْ
بِهِ تَدَّعُونَ ﴿٢٧﴾

28. ಅಲ್ಲಾಹನು ನನ್ನನ್ನೂ ನನ್ನ ಸಂಗಾತಿಗಳನ್ನೂ ನಾಶಗೊಳಿಸಲಿ ಅಥವಾ ನಮ್ಮ ಮೇಲೆ ಕೃಪೆ ತೋರಲಿ- ಸತ್ಯನಿಷೇಧಿಗಳನ್ನು ವೇದನಾಯುಕ್ತ ಯಾತನೆಯಿಂದ ರಕ್ಷಿಸುವವರಾದ ಎಂಬ ಕುರಿತು ನೀವೆಂದಾದರೂ ಯೋಚಿಸಿದ್ದೀರಾ? ಎಂದು ಇವರೊಡನೆ ಕೇಳಿರಿ.¹²

قُلْ أَرَأَيْتُمْ إِنْ أَهْلَكْنِي اللَّهُ وَمَنْ
مَعِيَ أَوْ رَحِمَنَا فَمَنْ يُجِيرُ الْكَافِرِينَ
مِنْ عَذَابِ الْيَوْمِ ﴿٢٨﴾

29. ಅವನು ಮಹಾ ಕರುಣಾನಿಧಿ, ನಾವು ಅವನ ಮೇಲೆಯೇ ವಿಶ್ವಾಸ ವಿರಿಸಿದ್ದೇವೆ ಮತ್ತು ಅವನ ಮೇಲೆಯೇ ಭರವಸೆಯನ್ನಿರಿಸಿದ್ದೇವೆ. ಸುವ್ಯಕ್ತವಾದ ಪಥಭ್ರಷ್ಟತೆಯಲ್ಲಿ ಬಿದ್ದಿರುವವನು ಯಾರೆಂದು ಸದ್ಯದಲ್ಲೇ ನಿಮಗೆ ತಿಳಿದು ಬರುವುದು ಎಂದು ಇವರೊಡನೆ ಹೇಳಿರಿ.

قُلْ هُوَ الرَّحْمَنُ أَمَّا بِهِ وَعَلَيْهِ
تَوَكَّلْنَا فَسَتَعْلَمُونَ مَنْ هُوَ فِي
ضَلَالٍ مُّبِينٍ ﴿٢٩﴾

30. ನಿಮ್ಮ ಬಾವಿಗಳ ನೀರು ನೆಲದೊಳಕ್ಕೆ ಇಂಗಿ ಹೋದರೆ, ಆ ನೀರಿನ ಹರಿಯುವ ಚಿಲುಮೆಗಳನ್ನು ನಿಮಗೆ ಪುನಃ ಹೊರತಂದು ಕೊಡುವವರು ಯಾರೆಂದು ನೀವು ಯೋಚಿಸಿದ್ದೀರಾ? ಎಂದು ಇವರೊಡನೆ ಕೇಳಿರಿ.

قُلْ أَرَأَيْتُمْ إِنْ أَصْبَحَ مَاؤُكُمْ غَوْرًا
فَمَنْ يَأْتِيكُمْ بِمَاءٍ مَعِينٍ ﴿٣٠﴾

12. ಮಕ್ಕಾದಲ್ಲಿ ಪ್ರವಾದಿವರ್ಯರ(ಸ) ಸಂದೇಶ ಪ್ರಚಾರ ಆರಂಭವಾದಾಗ ಕುರೈಶ್‌ನ ವಿವಿಧ ಗೋತ್ರಗಳಿಗೆ ಸೇರಿದ ಜನರು ಇಸ್ಲಾಮ್ ಸ್ವೀಕರಿಸಲಾರಂಭಿಸಿದರು. ಆಗ ಪ್ರತಿಯೊಂದು ಮನೆಯಲ್ಲೂ ಪ್ರವಾದಿವರ್ಯರ(ಸ) ಮತ್ತವರ ಸಂಗಾತಿಗಳಿಗೆ ಶಾಪ ಹಾಕಲಾಗುತ್ತಿತ್ತು. ಅವರು ನಾಶವಾಗಿ ಹೋಗಲೆಂದು ಅವರ ವಿರುದ್ಧ ಮಾಟ-ಮಂತ್ರಗಳನ್ನು ಮಾಡಲಾಯಿತು. ಎಲ್ಲಿಯ ವರೆಗೆಂದರೆ ಅವರನ್ನು ಕೊಲೆ ಮಾಡುವ ಯೋಜನೆಗಳನ್ನೂ ಹೂಡಲಾಯಿತು. ಅದಕ್ಕಾಗಿ ಅವರೊಡನೆ -"ನಾವು ನಾಶವಾದರೂ ಅಥವಾ ಅಲ್ಲಾಹನ ಅನುಗ್ರಹದಿಂದ ಬದುಕುಳಿದರೂ ಅದರಿಂದ ನಿಮಗೇನು ಲಭಿಸುವುದು. ದೇವಯಾತನೆಯಿಂದ ನಿಮ್ಮನ್ನು ಯಾರು ರಕ್ಷಿಸುವರು ಎಂಬ ಕುರಿತು, "ನೀವು ಆಲೋಚಿಸಿ" ಎಂದು ಹೇಳಲು ಆದೇಶಿಸಲಾಗುತ್ತಿದೆ.

26. "ಅದರ ಜ್ಞಾನ ಅಲ್ಲಾಹನಿಗಿದೆ, ನಾನಂತು ಕೇವಲ ಸೃಷ್ಟಿವಾದ ಎಚ್ಚರಿಕೆ ನೀಡುವವನಾಗಿದ್ದೇನೆ" ಎಂದು ಹೇಳಿರಿ.

قُلْ إِنَّمَا الْعِلْمُ عِنْدَ اللَّهِ وَإِنَّمَا
أَنَا نَذِيرٌ مُّبِينٌ ﴿٢٦﴾

27. ಮುಂದೆ ಅದು ಸಮೀಪವಾಗಿರುವುದನ್ನು ಇವರು ಕಂಡಾಗ, ನಿರಾಕರಣೆ ಮಾಡಿದ್ದ ಎಲ್ಲ ಜನರ ಮುಖಗಳು ವಿಕಾರಗೊಳ್ಳುವವು ಮತ್ತು ಆಗ ಅವರೊಡನೆ, "ನೀವು ಆಗ್ರಹಿಸುತ್ತಿದ್ದ ವಸ್ತು ಇದುವೇ ಆಗಿದೆ" ಎಂದು ಹೇಳಲಾಗುವುದು.

فَلَمَّا رَأَوْهُ زُلْفَةً سَيِّئَتْ وُجُوهُ الَّذِينَ
كَفَرُوا وَقِيلَ هَذَا الَّذِي كُنْتُمْ
بِهِ تَدَّعُونَ ﴿٢٧﴾

28. ಅಲ್ಲಾಹನು ನನ್ನನ್ನೂ ನನ್ನ ಸಂಗಾತಿಗಳನ್ನೂ ನಾಶಗೊಳಿಸಲಿ ಅಥವಾ ನಮ್ಮ ಮೇಲೆ ಕೃಪೆ ತೋರಲಿ- ಸತ್ಯನಿಷೇಧಿಗಳನ್ನು ವೇದನಾಯುಕ್ತ ಯಾತನೆಯಿಂದ ರಕ್ಷಿಸುವವರಾದ ಎಂಬ ಕುರಿತು ನೀವೆಂದಾದರೂ ಯೋಚಿಸಿದ್ದೀರಾ? ಎಂದು ಇವರೊಡನೆ ಕೇಳಿರಿ.¹²

قُلْ أَرَأَيْتُمْ إِنْ أَهْلَكْنِي اللَّهُ وَمَنْ
مَعِيَ أَوْ رَحِمَنَا فَمَنْ يُجِيرُ الْكَافِرِينَ
مِنْ عَذَابِ الْيَوْمِ ﴿٢٨﴾


29. ಅವನು ಮಹಾ ಕರುಣಾನಿಧಿ, ನಾವು ಅವನ ಮೇಲೆಯೇ ವಿಶ್ವಾಸ ವಿರಿಸಿದ್ದೇವೆ ಮತ್ತು ಅವನ ಮೇಲೆಯೇ ಭರವಸೆಯನ್ನಿರಿಸಿದ್ದೇವೆ. ಸುವ್ಯಕ್ತವಾದ ಪಥಭ್ರಷ್ಟತೆಯಲ್ಲಿ ಬಿದ್ದಿರುವವನು ಯಾರೆಂದು ಸದ್ಯದಲ್ಲೇ ನಿಮಗೆ ತಿಳಿದು ಬರುವುದು ಎಂದು ಇವರೊಡನೆ ಹೇಳಿರಿ.

قُلْ هُوَ الرَّحْمَنُ أَمَّنَّا بِهِ وَعَلَيْهِ
تَوَكَّلْنَا فَسَتَعْلَمُونَ مَنْ هُوَ فِي
ضَلَالٍ مُّبِينٍ ﴿٢٩﴾

30. ನಿಮ್ಮ ಬಾವಿಗಳ ನೀರು ನೆಲದೊಳಕ್ಕೆ ಇಂಗಿ ಹೋದರೆ, ಆ ನೀರಿನ ಹರಿಯುವ ಚಿಲುಮೆಗಳನ್ನು ನಿಮಗೆ ಪುನಃ ಹೊರತಂದು ಕೊಡುವವರು ಯಾರೆಂದು ನೀವು ಯೋಚಿಸಿದ್ದೀರಾ? ಎಂದು ಇವರೊಡನೆ ಕೇಳಿರಿ.

قُلْ أَرَأَيْتُمْ إِنْ أَصْبَحَ مَاؤُكُمْ غَوْرًا
فَمَنْ يَأْتِيكُمْ بِمَاءٍ مَعِينٍ ﴿٣٠﴾

12. ಮಕ್ಕಾದಲ್ಲಿ ಪ್ರವಾದಿವರ್ಯರ(ಸ) ಸಂದೇಶ ಪ್ರಚಾರ ಆರಂಭವಾದಾಗ ಕುರೈಶ್‌ನ ವಿವಿಧ ಗೋತ್ರಗಳಿಗೆ ಸೇರಿದ ಜನರು ಇಸ್ಲಾಮ್ ಸ್ವೀಕರಿಸಲಾರಂಭಿಸಿದರು. ಆಗ ಪ್ರತಿಯೊಂದು ಮನೆಯಲ್ಲೂ ಪ್ರವಾದಿವರ್ಯರ(ಸ) ಮತ್ತವರ ಸಂಗಾತಿಗಳಿಗೆ ಶಾಪ ಹಾಕಲಾಗುತ್ತಿತ್ತು. ಅವರು ನಾಶವಾಗಿ ಹೋಗಲೆಂದು ಅವರ ವಿರುದ್ಧ ಮಾಟ-ಮಂತ್ರಗಳನ್ನು ಮಾಡಲಾಯಿತು. ಎಲ್ಲಿಯ ವರೆಗೆಂದರೆ ಅವರನ್ನು ಕೊಲೆ ಮಾಡುವ ಯೋಜನೆಗಳನ್ನೂ ಹೂಡಲಾಯಿತು. ಅದಕ್ಕಾಗಿ ಅವರೊಡನೆ -"ನಾವು ನಾಶವಾದರೂ ಅಥವಾ ಅಲ್ಲಾಹನ ಅನುಗ್ರಹದಿಂದ ಬದುಕುಳಿದರೂ ಅದರಿಂದ ನಿಮಗೇನು ಲಭಿಸುವುದು. ದೇವಯಾತನೆಯಿಂದ ನಿಮ್ಮನ್ನು ಯಾರು ರಕ್ಷಿಸುವರು ಎಂಬ ಕುರಿತು, "ನೀವು ಆಲೋಚಿಸಿ" ಎಂದು ಹೇಳಲು ಆದೇಶಿಸಲಾಗುತ್ತಿದೆ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ನೂನ್-ಲೇಖನಿಯ ಹಾಗೂ ಲೇಖಕರು ಬರೆಯುತ್ತಿರುವುದರಾಣೆ¹
2. ನಿಮ್ಮ ಪ್ರಭುವಿನ ಅನುಗ್ರಹದಿಂದ ನೀವು ಹುಚ್ಚರಲ್ಲ.²
3. ಮತ್ತು ಖಂಡಿತವಾಗಿಯೂ ನಿಮಗಾಗಿ ಎಂದಿಗೂ ಮುಗಿದು ಹೋಗದಂತಹ ಸತ್ಯವಿದೆ.³
4. ಮತ್ತು ನಿಷ್ಠೆಯವಾಗಿಯೂ ನೀವು ಚಾರಿತ್ರ್ಯದ ಅತ್ಯುನ್ನತ ಮಟ್ಟದಲ್ಲಿದ್ದೀರಿ.⁴
5. ಸದ್ಯದಲ್ಲೇ ನೀವೂ ನೋಡಿಕೊಳ್ಳುವಿರಿ ಮತ್ತು ಅವರೂ ಕಂಡುಕೊಳ್ಳುವರು-
6. ನಿಮ್ಮ ಪೈಕಿ ಯಾರು ಮತಿಭ್ರಾಂತಿಗೊಳಗಾದವರೆಂಬುದನ್ನು.

بِسْمِ اللّٰهِ الرَّحْمٰنِ الرَّحِیْمِ

ن وَالْقَلَمِ وَمَا يَسْطُرُونَ ۝

مَا آنتَ بِنِعْمَةِ رَبِّكَ بِمَجْنُونٍ ۝

وَإِنَّ لَكَ لَأَجْرًا غَيْرَ مَمْنُونٍ ۝

وَإِنَّكَ لَعَلَىٰ حُلُقٍ عَظِيمٍ ۝

فَسَتَبْصُرُ وَيُبْصُرُونَ ۝

بِأَبْصَارِكُمُ الْمَفْتُونُ ۝

1. ವ್ಯಾಖ್ಯಾನಕಾರರ ಇಮಾಮ್ ಎನಿಸಿಕೊಂಡಿರುವ ಮುಜಾಹಿದ್ ಪ್ರಕಾರ ಲೇಖನಿ ಎಂದರೆ ಈ ದಿಕ್- ಅರ್ಥಾತ್, ಕುರ್ಆನಿನನ್ನು ಬರೆಯಲಾಗುತ್ತಿರುವ ಲೇಖನಿಯಾಗಿದೆ. ಇದರಿಂದ ಬರೆಯಲಾಗುತ್ತಿದ್ದಂತಹ ಆ ವಿಷಯವೆಂದರೆ 'ಪವಿತ್ರ ಕುರ್ಆನ್' ಆಗಿದೆ ಎಂದು ಸ್ವಾಭಾವಿಕವಾಗಿಯೇ ಭಾವಿಸಬಹುದು.
2. ಇಲ್ಲಿ ಸಂಬೋಧನೆ ಪ್ರವಾದಿವರ್ಯರ(ಸ) ಕಡೆಗಿರುವಂತೆ ಮೇಲ್ನೋಟಕ್ಕೆ ಭಾಸವಾಗುತ್ತದೆ. ಆದರೆ ಮಕ್ಕಾದ ಸತ್ಯನಿಷೇಧಿಗಳು ಅವರನ್ನು ಹುಚ್ಚರೆಂದು ಪರಿಗಣಿಸುತ್ತಿದ್ದುದಕ್ಕೆ ಪ್ರತ್ಯುತ್ತರ ಕೊಡುವುದು ಇದರ ಮೂಲೋದ್ದೇಶವಾಗಿದೆ. ಅರ್ಥಾತ್, ಬರಹಗಾರರ ಮೂಲಕ ಬರೆಯಲ್ಪಡುತ್ತಿರುವ ಈ ಕುರ್ಆನ್ ಸ್ವತಃ ಅವರ ಆರೋಪದ ನಿರಾಕರಣೆಗೆ ಸಾಕು.
3. ದೇವನ ಸೃಷ್ಟಿಗಳ ಮಾರ್ಗದರ್ಶನಕ್ಕೆಂದು ಅವರು ಮಾಡುತ್ತಿರುವ ಪ್ರಯತ್ನಗಳ ಪ್ರತಿಯಾಗಿ ಅವರಿಗೆ ಅತ್ಯಂತ ವೇದನಾಯುಕ್ತವಾದ ಮಾತುಗಳನ್ನು ಕೇಳಬೇಕಾಗಿ ಬರುತ್ತದೆ. ಆದರೆ ಹೊರತಾಗಿಯೂ ಅವರು ತಮ್ಮ ಕರ್ತವ್ಯವನ್ನು ನಿರಂತರ ಪಾಲಿಸುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಅವರಿಗೆ ಅಗಣಿತ ಮತ್ತು ಅನಶ್ವರವಾದ ಪ್ರತಿಫಲಗಳಿವೆ.
4. ಅರ್ಥಾತ್- ಕುರ್ಆನ್ ಮಾತ್ರವಲ್ಲ ನಿಮ್ಮ ಉನ್ನತ ಚಾರಿತ್ರ್ಯವೂ ಸತ್ಯನಿಷೇಧಿಗಳು ನಿಮ್ಮ ಮೇಲೆ ಹೊರಿಸುತ್ತಿರುವ ಹುಚ್ಚಿನ ಆರೋಪ ಸುಳ್ಳು ಎಂಬುದಕ್ಕೆ ಅತ್ಯಂತ ಸ್ಪಷ್ಟವಾದ ಪುರಾವೆಯಾಗಿದೆ. ಏಕೆಂದರೆ ಉನ್ನತ ಚಾರಿತ್ರ್ಯ ಮತ್ತು ಬುದ್ಧಿಭ್ರಮಣೆ ಒಂದೇ ಕಡೆ ಸೇರಲು ಸಾಧ್ಯವಿಲ್ಲ.

- | | |
|---|---|
| 7. ನಿಮ್ಮ ಪ್ರಭುವು ಅವನ ಮಾರ್ಗದಿಂದ ಭ್ರಷ್ಟರಾದವರು ಯಾರೆಂಬುದನ್ನೂ ಚೆನ್ನಾಗಿ ಅರಿತಿರುತ್ತಾನೆ ಮತ್ತು ಸನ್ಮಾರ್ಗದಲ್ಲಿರುವವನನ್ನೂ ಬಲ್ಲವನಾಗಿದ್ದಾನೆ. | إِنَّ رَبَّكَ هُوَ أَعْلَمُ بِمَنْ صَلَّى عَنْ سِبِيلِهِ ۖ وَهُوَ أَعْلَمُ بِالْمُهْتَدِينَ ① |
| 8. ಆದುದರಿಂದ ನೀವು ಈ ಸುಳ್ಳಾಗಿಸುವವರ ಒತ್ತಡಕ್ಕೆ ಎಷ್ಟು ಮಾತ್ರಕ್ಕೂ ಮಣಿಯಬೇಡಿರಿ. | فَلَا تُطِعِ الْمُكَذِّبِينَ ② |
| 9. ನೀವು ಸ್ವಲ್ಪ ಮಣಿದರೆ ತಾವೂ ಮಣಿಯುವೆವೆಂದು ಇವರು ಇಚ್ಛಿಸುತ್ತಾರೆ. ⁵ | وَذُوَاوَاتُئِهِمْ فَيُتَدَبَّرُونَ ③ |
| 10. ಅತ್ಯಧಿಕ ಆಣೆ ಹಾಕುವ ನೀಚ ವ್ಯಕ್ತಿಗೆ ಎಷ್ಟು ಮಾತ್ರಕ್ಕೂ ಮಣಿಯಬೇಡಿರಿ- | وَلَا تُطِعْ كُلَّ حَلَّافٍ مَّهِينٍ ④ |
| 11. (ಅವನು) ಮೂದಲಿಸುತ್ತಾನೆ, ಚಾಡಿ ಹೇಳುತ್ತಾ ತಿರುಗುತ್ತಾನೆ, | هَمَّازٍ مَّشَّاءٍ بِنَبِيٍّ ⑤ |
| 12. ಸತ್ಕಾರ್ಯಗಳನ್ನು ಮಾಡದಂತೆ ತಡೆಯುತ್ತಾನೆ, ಅಕ್ರಮ - ಅತಿರೇಕಗಳಲ್ಲಿ ಮಿತಿಮೀರುವವನಾಗಿದ್ದಾನೆ, | مَتَّاعٍ لِلْخَيْرِ مُعْتَدٍ أَثِيمٍ ⑥ |
| 13. ಮಹಾ ದುಷ್ಕರ್ಮಿಯಾಗಿದ್ದಾನೆ. ಪೀಡಕನಾಗಿದ್ದಾನೆ ಮತ್ತು ಇದೆಲ್ಲದರ ಜೊತೆಗೆ ಕುಲಗೆಟ್ಟವನೂ ಆಗಿದ್ದಾನೆ.- | عُتْلٍ بَعْدَ ذَلِكَ زَنِيمٍ ⑦ |
| 14. ಅವನು ಬಹಳಷ್ಟು ಸಂಪತ್ತು ಮತ್ತು ಸಂತಾನವುಳ್ಳವನೆಂಬ ನೆಲೆಯಲ್ಲಿ ಹೀಗಾಗಿದ್ದಾನೆ. ⁶ | أَنْ كَانَ ذَا مَالٍ وَبَنِينَ ⑧ |
| 15. ಅವನಿಗೆ ನಮ್ಮ ಸೂಕ್ತಗಳನ್ನು ಓದಿ ಕೇಳಿಸಿದಾಗ, "ಇವೆಲ್ಲ ಗತಕಾಲದ ಕಟ್ಟುಕತೆಗಳು" ಎಂದು ಹೇಳುತ್ತಾನೆ. | إِذَا تَشَلَّى عَلَيْهِ أَيْتُنَا قَالَ أَسَاطِيرُ الْأَوَّلِينَ ⑨ |
| 16. ಶೀಘ್ರವೇ ನಾವು ಅವನ ಸೊಂಡಿಲಿನ ಮೇಲೆ ಬರೆ ಎಳೆಯಲಿದ್ದೇವೆ. ⁷ | سَنَسِفُهُ عَلَى الْحُرُطُومِ ⑩ |

5. ಅರ್ಥಾತ್- ನೀವು ಇಸ್ಲಾಮಿನ ಪ್ರಚಾರದಲ್ಲಿ ಸಡಿಲು ಬಿದ್ದರೆ ಅವರೂ ನಿಮ್ಮನ್ನು ವಿರೋಧಿಸುವುದರಲ್ಲಿ ಸ್ವಲ್ಪ ಮೃದು ಧೋರಣೆ ತಳೆಯಬಯಸುತ್ತಾರೆ ಅಥವಾ ಅವರ ಪಥಭ್ರಷ್ಟತೆಯ ಬಗ್ಗೆ ರಿಯಾಯಿತಿ ತೋರಿ ನಿಮ್ಮ ಧರ್ಮದಲ್ಲೇನಾದರೂ ತಿದ್ದುಪಡಿಯನ್ನು ಮಾಡಬಯಸಿದರೆ ಅವರು ನಿಮ್ಮ ಜತೆ ಸಂಧಾನ ಮಾಡಿಕೊಳ್ಳಬಯಸುತ್ತಾರೆ.
6. ಈ ವಾಕ್ಯವು ಮೇಲಿನ ವಾಕ್ಯಗಳಿಗೆ ಸಂಬಂಧಿಸಿದ್ದಾಗಿರಬಹುದು ಅಥವಾ ಅನಂತರದ ವಾಕ್ಯಕ್ಕೆ ಸಂಬಂಧಿಸಿದ್ದಾಗಿರಲೂ ಬಹುದು. ಮೊದಲನೆಯದಕ್ಕೆ ಸಂಬಂಧಿಸಿದ್ದಾದರೆ ಇದರ ಅರ್ಥ- ಅವನ ಬಳಿ ಧಾರಾಳ ಸಂಪತ್ತು ಮತ್ತು ಸಂತಾನವಿರುವ ಕಾರಣಕ್ಕಾಗಿ ಅವನ ಒತ್ತಡಕ್ಕೆ ಮಣಿಯದಿರಿ ಎಂದಾಗುತ್ತದೆ. ಎರಡನೆಯದಕ್ಕೆ ಸಂಬಂಧಿಸಿದ್ದಾದರೆ ಇದರ ಅರ್ಥ- "ಧಾರಾಳ ಸಂಪತ್ತು ಮತ್ತು ಸಂತಾನವನ್ನು ಹೊಂದಿರುವುದರಿಂದಾಗಿ ಅವನು ದುರಹಂಕಾರಿಯಾಗಿ ಬಿಟ್ಟಿದ್ದಾನೆ. ನಮ್ಮ ಸೂಕ್ತಗಳನ್ನು ಅವನಿಗೆ ಓದಿ ಕೇಳಿಸಲಾದಾಗ ಇದು ಹಿಂದಿನ ಕಾಲದ ಕಟ್ಟು ಕಥೆಗಳಾಗಿವೆ ಎಂದು ಅವನು ಹೇಳುತ್ತಾನೆ" ಎಂದಾಗುತ್ತದೆ.

17. ನಾವು ಒಂದು ತೋಟದ ಮಾಲಕರನ್ನು ಪರೀಕ್ಷೆಗೆ ಗುರಿಪಡಿಸಿ ದ್ವಂದ್ವಯೇ ಇವರನ್ನು (ಮಕ್ಕಾ ವಾಸಿಗಳನ್ನು) ಪರೀಕ್ಷೆಗೊಳಪಡಿಸಿರುತ್ತೇವೆ. "ಖಂಡಿತವಾಗಿಯೂ ನಸುಕಿನಲ್ಲಿ ನಾವು ನಮ್ಮ ತೋಟದ ಫಲಗಳನ್ನು ಕೊಯ್ಯುವೆವು" ಎಂದು ಅವರು ಆಣೆ ಹಾಕುವಾಗ-

إِنَّا بَكْرُهُمْ كَمَا بَلَوْنَا أَصْحَابَ الْجَنَّةِ
إِذْ أَقْسَمُوا لَيَصْرِمُنَّهَا مُصْبِحِينَ ﴿١٧﴾

18. ಮತ್ತು ಅವರು ಯಾವುದೇ ವಿನಾಯಿತಿ ಮಾಡಿರಲಿಲ್ಲ.*

وَلَا يَسْتَتِنُونَ ﴿١٨﴾

19. ಇರುಳಲ್ಲಿ ಅವರು ನಿದ್ರಿಸುತ್ತಿದ್ದಾಗ ನಿಮ್ಮ ಪ್ರಭುವಿನ ಕಡೆಯಿಂದ ಆ ತೋಟಕ್ಕೆ ವಿಪತ್ತೊಂದು ಎರಗಿತು

فَطَافَ عَلَيْهَا طَائِفٌ مِّنْ رَبِّكَ
وَهُمْ نَائِمُونَ ﴿١٩﴾

20. ಮತ್ತು ಅದರ ಅವಸ್ಥೆಯು ಕೊಯ್ಲು ಬೆಳೆಯಂತಾಗಿ ಬಿಟ್ಟಿತು-

فَأَصْبَحَتْ كَالصَّرِيمِ ﴿٢٠﴾

21. ಮುಂಜಾನೆ ಅವರು ಪರಸ್ಪರರನ್ನು ಕೂಗಿದರು-

فَتَنَادُوا مُصْبِحِينَ ﴿٢١﴾

22. "ಫಲಗಳನ್ನು ಕೊಯ್ಯಬೇಕಿದ್ದರೆ ನಸುಕಿನಲ್ಲೇ ನಿಮ್ಮ ಹೊಲಗಳ ಕಡೆಗೆ ಹೊರಡಿರಿ" ಎಂದರು.

أَنْ أَعِدُّوا عَلَيَّ حَرَثَكُمْ إِنْ كُنْتُمْ
صَرْمِينَ ﴿٢٢﴾

23. ಹೀಗೆ ಅವರು ಹೊರಟರು ಮತ್ತು ಅವರು ಪರಸ್ಪರರೊಡನೆ ಪಿಸು ಗುಟ್ಟುತ್ತಲಿದ್ದರು-

فَأَنطَلَقُوا وَهُمْ يَتَخَفَتُونَ ﴿٢٣﴾

24. ಇಂದು ಬಡವನಾರೂ ನಿಮ್ಮ ತೋಟದೊಳಗೆ ಬಾರದಂತೆ ನೋಡಿಕೊಳ್ಳಬೇಕೆಂದು.

أَنْ لَا يَدْخُلَهَا الْيَوْمَ عَلَيْكُمْ
مُسْكِينٌ ﴿٢٤﴾

25. ಏನೂ ಕೊಡಬಾರದೆಂದು ನಿರ್ಧರಿಸಿಕೊಂಡು, (ಫಲ ಕೊಯ್ಯಲು) ತಾವು ಶಕ್ತರೆಂಬಂತೆ ನಸುಕಿನಲ್ಲೇ ಲಗುಬಗೆಯಿಂದ ಅಲ್ಲಿಗೆ ಹೋದರು.

وَعَدُوا عَلَى حَرْدٍ قَدِيرِينَ ﴿٢٥﴾

26. ಆದರೆ ತೋಟವನ್ನು ಕಂಡಾಗ ಹೇಳ ತೊಡಗಿದರು, "ನಾವು ದಾರಿ ತಪ್ಪಿದ್ದೇವೆ-

فَلَمَّا رَأَوْهَا قَالُوا إِنَّا لَضَالُّونَ ﴿٢٦﴾

7. ಅವನು ತನ್ನನ್ನು ದೊಡ್ಡ ಮೂಗಿನವನೆಂದು ಭಾವಿಸಿಕೊಳ್ಳುತ್ತಿದ್ದನು. ಆದ್ದರಿಂದ ಅವನ ಮೂಗನ್ನು ಸೊಂಡಿಲು ಎನ್ನಲಾಗಿದೆ. ಸೊಂಡಿಲಿಗೆ ಬರೆ ಎಳೆಯುವುದೆಂದರೆ ನಿಂದ್ಯತೆಗೀಡು ಮಾಡುವುದಾಗಿದೆ. ಅರ್ಥಾತ್, ನಾವು ಅವನನ್ನು ಇಹ-ಪರಗಳಲ್ಲಿ ಯಾವ ರೀತಿ ನಿಂದ್ಯನನ್ನಾಗಿ ಮಾಡುತ್ತೇವೆಂದರೆ ಅನಂತ ಕಾಲದ ವರೆಗೂ ಈ ನಿಂದ್ಯತೆ ಅವನ ಬೆಂಬಿಡಲಾರದು.

8. ಅರ್ಥಾತ್- ಅವರಿಗೆ ತಮ್ಮ ಸಾಮರ್ಥ್ಯ ಮತ್ತು ಅಧಿಕಾರಗಳ ಬಗ್ಗೆ ಎಷ್ಟು ವಿಶ್ವಾಸವಿತ್ತೆಂದರೆ, "ನಾವು ನಾಳೆ ತೋಟದ ಫಲವನ್ನು ಕೊಯ್ಯಲೇ ತೀರುವೆವು" ಎಂದು ಆಣೆ ಹಾಕಿ ನಿಷ್ಕಂಕೋಚವಾಗಿ ಹೇಳಿಬಿಟ್ಟರು. ಅಲ್ಲಾನಿಚ್ಚಿಸಿದರೆ ನಾವು ಈ ಕೆಲಸವನ್ನು ಮಾಡುವೆವು ಎಂದು ಹೇಳುವಂತಹ ಔಚಿತ್ಯವೇ ಅವರಿಗೆ ತಲೆದೋರಲಿಲ್ಲ.

27. ಅಲ್ಲ, ನಿಜವಾಗಿ ನಾವು ವಂಚಿತರಾಗಿ ಬಿಟ್ಟಿದ್ದೇವೆ."

بَلْ نَحْنُ مَحْرُومُونَ ﴿٧٧﴾

28. ಅವರ ಪೈಕಿ ಉತ್ತಮನಾಗಿದ್ದವನು, "ನೀವು ಅಲ್ಪಾಹನನ್ನು ಸ್ತುತಿಸುವುದಿಲ್ಲವೇಕೆ ಎಂದು ನಾನು ನಿಮ್ಮೊಡನೆ ಹೇಳಿರಲಿಲ್ಲವೇ?" ಎಂದನು."

قَالَ أَوْسَطُهُمْ أَلَمْ أَقُلْ لَكُمْ
لَوْ لَا تُسَبِّحُونَ ﴿٧٨﴾

29. ಆಗ ಅವರು, "ನಮ್ಮ ಪ್ರಭು ಪರಮ ಪಾವನನು, ನಿಜಕ್ಕೂ ನಾವು ಅಕ್ರಮಿಗಳಾಗಿದ್ದೆವು" ಎಂದರು.

قَالُوا سُبْحَانَ رَبِّنَا إِنَّا كُنَّا ظَالِمِينَ ﴿٧٩﴾

30. ತರುವಾಯ ಅವರಲ್ಲಿ ಪ್ರತಿಯೊಬ್ಬನೂ ಇನ್ನೊಬ್ಬನನ್ನು ತೆಗಳತೊಡಗಿದನು.

فَأَقْبَلَ بَعْضُهُمْ عَلَى بَعْضٍ يَتَلَامُؤُونَ ﴿٨٠﴾

31. ಕೊನೆಗೆ ಅವರು, "ಅಯ್ಯೋ ನಮ್ಮ ಪಾಡು! ನಿಜಕ್ಕೂ ನಾವು ವಿದ್ರೋಹಿಗಳಾಗಿ ಬಿಟ್ಟಿದ್ದೆವು.

قَالُوا يَا وَيْلَنَا إِنَّا كُنَّا ظَالِمِينَ ﴿٨١﴾

32. ನಮ್ಮ ಪ್ರಭು ಇದಕ್ಕೆ ಬದಲಾಗಿ ಇದಕ್ಕಿಂತಲೂ ಉತ್ತಮ ತೋಟ ದಯಪಾಲಿಸಲೂ ಬಹುದು. ನಾವು ನಮ್ಮ ಪ್ರಭುವಿನ ಕಡೆಗೆ ಮರಳುತ್ತೇವೆ" ಎಂದರು.

عَسَىٰ رَبُّنَا أَنْ يُبَدِّلَنَا خَيْرًا مِّنْهَا
إِنَّا إِلَىٰ رَبِّنَا لارْغَبُونَ ﴿٨٢﴾

33. ಯಾತನೆಯು ಹೀಗಿರುತ್ತದೆ ಮತ್ತು ಪರಲೋಕದ ಯಾತನೆಯಂತು ಇದಕ್ಕಿಂತಲೂ ದೊಡ್ಡದಾಗಿದೆ. ಇದನ್ನು ಇವರು ತಿಳಿದಿರುತ್ತಿದ್ದರೆ!

كَذَلِكَ الْعَذَابُ وَلَعَذَابُ الْآخِرَةِ
أَكْبَرُ مِمَّا كُنْتُمْ تَعْلَمُونَ ﴿٨٣﴾

34. ಖಂಡಿತವಾಗಿಯೂ⁹ ದೇವಭಯವುಳ್ಳವರಿಗಾಗಿ ಅವರ ಪ್ರಭುವಿನ ಬಳಿ ಅನುಗ್ರಹಗಳು ತುಂಬಿರುವ ಸ್ವರ್ಗೋದ್ಯಾನಗಳಿವೆ.

إِنَّ لِلْمُتَّقِينَ عِنْدَ رَبِّهِمْ جَنَّاتٍ
الَّتِي فِيهَا
النَّعِيمُ ﴿٨٤﴾

35. ನಾವು ಅಜ್ಞಾಪಾಲಕರ ಸ್ಥಿತಿಯನ್ನು ಅಪರಾಧಿಗಳಂತೆ ಮಾಡಿ ಬಿಡಬೇಕೇ?

أَفَجَعَلْنَا الْمُشْرِكِينَ كَالْمُجْرِمِينَ ﴿٨٥﴾

36. ನಿಮಗೇನಾಗಿದೆ? ನೀವು ಅದೆಂತಹ ತೀರ್ಮಾನ ಮಾಡುತ್ತಿರುವಿರಿ?

مَا لَكُمْ أَن تَقُولُوا نَحْنُ
مُحْسِنُونَ ﴿٨٦﴾

37-38. ನೀವು ಏನನ್ನು ಮೆಚ್ಚುತ್ತೀರೋ ಅದುವೇ ನಿಮಗಲ್ಲಿ

أَمْ لَكُمْ كِتَابٌ فِيهِ تَدْرُسُونَ ﴿٨٧﴾

9. ಅರ್ಥಾತ್- ಅಲ್ಪಾಹನನ್ನೇಕೆ ಸ್ಮರಿಸುವುದಿಲ್ಲ. ಪರಮ ಪಾವನನಾದ ಪರಿಪಾಲಕ ಮೇಲಿದ್ದಾನೆಂಬುದನ್ನು ನೀವು ಮರೆತು ಬಿಟ್ಟಿರಾ?
10. ಮಕ್ಕಾದ ದೊಡ್ಡ ದೊಡ್ಡ ಸರದಾರರು ಮುಸ್ಲಿಮರನ್ನು ದ್ವೇಷಿಸಿ ಹೀಗೆನ್ನುತ್ತಿದ್ದರು, "ನಮಗೆ ಈ ಲೋಕದಲ್ಲಿ ದೊರೆಯುತ್ತಿರುವ ಅನುಗ್ರಹಗಳು ನಾವು ದೇವನ ಪ್ರೀತಿಗೆ ಪಾತ್ರರಾಗಿರುವುದನ್ನು ಸೂಚಿಸುತ್ತದೆ. ನೀವು ಯಾವ ದುಸ್ಥಿತಿಯಲ್ಲಿ ಸಿಲುಕಿಕೊಂಡಿದ್ದೀರೋ ಅದು ದೇವನು ನಿಮ್ಮ ಬಗ್ಗೆ ಕ್ರೋಧಕ್ಕೊಳಗಾಗಿದ್ದಾನೆಂಬುದನ್ನು ಸೂಚಿಸುತ್ತದೆ. ಆದ್ದರಿಂದ ಒಂದು ವೇಳೆ ನೀವು ಹೇಳುವಂತೆ ಪುನರುತ್ಥಾನ ದಿನ ಬಂದರೂ ಅಲ್ಲಿಯೂ ನಾವೇ ಸವಿಯುಣ್ಣುತ್ತಿರುವೆವು ಮತ್ತು ಯಾತನೆಯು ನಮ್ಮ ಮೇಲೆ ಬದಲಾಗಿ ನಿಮ್ಮ ಮೇಲಿರುವುದು." ಪ್ರಸ್ತುತ ಮಾತಿಗೆ ಈ ಸೂಕ್ತದಲ್ಲಿ ಉತ್ತರ ಕೊಡಲಾಗಿದೆ.

<p>ಖಂಡಿತ ಸಿಗುವುದೆಂದು ನೀವು ಓದುವಂತಹ ಗ್ರಂಥವೇನಾದರೂ¹¹ ನಿಮ್ಮ ಬಳಿಯಿದೆಯೇ?</p>	<p>إِنَّ لَكُمْ فِيهِ لَمَا تَخَيَّرُونَ ﴿٦٨﴾</p>
<p>39. ಅಥವಾ ನೀವೇನು ಅಪ್ಪಣೆ ಮಾಡುವಿರೋ ಅದುವೇ ನಿಮಗೆ ಸಿಗುವುದೆಂದು ಪುನರುತ್ಥಾನದವರೆಗಾಗಿ ನಿಮ್ಮೊಂದಿಗೆ ಮಾಡಿ ಕೊಂಡ ಯಾವುದಾದರೂ ಒಪ್ಪಂದದ ಬಾಧ್ಯತೆ ನಮ್ಮ ಮೇಲಿದೆಯೇ?</p>	<p>أَمْ لَكُمْ آيَاتُنَا عَلَىٰ بَالِغَةٍ إِلَىٰ يَوْمِ الْقِيَامَةِ إِنْ لَكُمْ لَمَا تَحْكُمُونَ ﴿٦٩﴾</p>
<p>40. ನಿಮ್ಮ ಪೈಕಿ ಇದಕ್ಕೆ ಜಾಮೀನುದಾರನು ಯಾರು ಎಂದು ಇವರೊಡನೆ ಕೇಳಿರಿ.</p>	<p>سَلِّمُوا إِلَيْهِمْ بِذَلِكَ نَعْتَمِدُ ﴿٧٠﴾</p>
<p>41. ಅಥವಾ (ಇದರ ಹೊಣೆ ಹೊತ್ತಿರುವ) ಇವರೇ ನೇಮಿಸಿಕೊಂಡ ದೇವಸಹಭಾಗಿಗಳು ಯಾರಾದರೂ ಇದ್ದಾರೆಯೇ? ಇವರು ಸತ್ಯವಂತರಾಗಿದ್ದರೆ ತಮ್ಮ ಸಹಭಾಗಿಗಳನ್ನು ತರಲಿ.</p>	<p>أَمْ لَهُمْ شُرَكَاءُ فَمَا يُؤْتُوا بِشُرَكَائِهِمْ إِنْ كَانُوا صَادِقِينَ ﴿٧١﴾</p>
<p>42. ಅತ್ಯಂತ ಕಠಿಣ ಪರಿಸ್ಥಿತಿ ಎದುರಾಗುವ ದಿನ ಜನರನ್ನು ಸಾಷ್ಟಾಂಗವೆರಗಲಿಕ್ಕಾಗಿ ಕರೆಯುವಾಗ ಇವರಿಗೆ ಸಾಷ್ಟಾಂಗವೆರಗಲು ಸಾಧ್ಯವಾಗದು.</p>	<p>يَوْمَ يُكْشَفُ عَنْ سَاقٍ وَيُدْعَوْنَ إِلَى السُّجُودِ فَلَا يَسْتَطِيعُونَ ﴿٧٢﴾</p>
<p>43. ಇವರ ದೃಷ್ಟಿಗಳು ತಗ್ಗಿರುವವು. ಅಪಮಾನವು ಇವರನ್ನು ಆವರಿಸಿಕೊಂಡಿರುವುದು. ಇವರು ಕ್ಷೇಮವಾಗಿದ್ದಾಗ ಇವರನ್ನು ಸಾಷ್ಟಾಂಗವೆರಗಲಿಕ್ಕಾಗಿ ಕರೆಯಲಾಗುತ್ತಿತ್ತು. (ಆಗ ಇವರು ನಿರಾಕರಿಸುತ್ತಿದ್ದರು)</p>	<p>خَاشِعَةً أَبْصَارُهُمْ تَرْهُفُهُمْ ذُرِّيَّتُهُمْ وَقَدْ كَانُوا يُدْعَوْنَ إِلَى السُّجُودِ وَهُمْ سَلِيمُونَ ﴿٧٣﴾</p>
<p>44. ಆದುದರಿಂದ ಸಂದೇಶವಾಹಕರೇ, ಈ ವಚನವನ್ನು ತಿರಸ್ಕರಿಸುವವರ ವಿಷಯವನ್ನು ನೀವು ನನಗೆ ಬಿಡಿರಿ. ನಾವು ಇವರಿಗೆ ಅರಿವೇ ಆಗದ ರೀತಿಯಲ್ಲಿ ಕ್ರಮೇಣ ಇವರನ್ನು ವಿನಾಶದ ಕಡೆಗೆ ಒಯ್ಯುವೆವು.</p>	<p>قَدْ رُبِّي وَمَنْ يُكِدِّبُ بِهَذَا الْحَدِيثِ سَنَسْتَدْرِجُهُمْ مِنْ حَيْثُ لَا يَعْلَمُونَ ﴿٧٤﴾</p>
<p>45. ನಾನು ಇವರನ್ನು ಸಡಿಲು ಬಿಡುತ್ತಿದ್ದೇನೆ, ನನ್ನ ತಂತ್ರವು ಪ್ರಚಂಡವಾಗಿದೆ.</p>	<p>وَأُمْلِي لَهُمْ إِنَّ كَيْدِي مَتِينٌ ﴿٧٥﴾</p>
<p>46. ಇವರು ತೀವ್ರ ಭಾರದಡಿಯಲ್ಲಿ ನರಳುವಂತಾಗಲು, ನೀವು ಇವರಿಂದ ಏನಾದರೂ ಸಂಭಾವನೆ ಕೇಳುತ್ತಿರುವಿರಾ?</p>	<p>أَمْ تَسْأَلُهُمْ أَجْرًا فَهُمْ مِنْ مَغْرَمٍ مُثْقَلُونَ ﴿٧٦﴾</p>
<p>11. ಅರ್ಥಾತ್- ಅಲ್ಲಾಹನು ಕಳುಹಿಸಿರುವ ಗ್ರಂಥ.</p>	

47. ಇವರು ಬರೆದಿಡುತ್ತಿರುವಂತಹ ಪರೋಕ್ಷ ಜ್ಞಾನವೇನಾದರೂ ಇವರ ಬಳಿ ಇದೆಯೇ?

﴿أَمْرٌ عِنْدَهُمُ الْغَيْبِ فَهُمْ يَكْتُمُونَ﴾⁴⁷

48. ಸರಿ, ನೀವು ನಿಮ್ಮ ಪ್ರಭುವಿನ ತೀರ್ಪು ಪ್ರಕಟವಾಗುವ ವರೆಗೆ ತಾಳ್ಮೆ ವಹಿಸಿರಿ ಮತ್ತು ಮತ್ಸ್ಯದವರಂತೆ (ಹ. ಯೂನುಸ್) ಆಗಬೇಡಿರಿ.¹² ಅವರು ಕೂಗಿ ಪ್ರಾರ್ಥಿಸಿದಾಗ, ಅವರು ಬಹಳ ದುಃಖಪೀಡಿತರಾಗಿದ್ದರು.

﴿فَأَصْبِرْ لِحُكْمِ رَبِّكَ وَلَا تَكُنْ كَصَاحِبِ
الْحُوتِ إِذْ نَادَى وَهُوَ مَكْظُومٌ﴾⁴⁸

49. ಅವರ ಪ್ರಭುವಿನ ಕೃಪೆಯು ಅವರಿಗೆ ಸಿಗದೆ ಇರುತ್ತಿದ್ದರೆ, ಅವರು ಅಪಮಾನಿತರಾಗಿ ಬಟ್ಟಬಯಲಿನಲ್ಲಿ ಎಸೆಯಲ್ಪಡುತ್ತಿದ್ದರು.

﴿لَوْلَا أَنْ تَدْرِكُهُ نِعْمَةٌ مِّنْ رَبِّهِ
لَكُنَّ مِنَ الْبَاطِلِينَ﴾⁴⁹

50. ಕೊನೆಗೆ ಅವರ ಪ್ರಭು ಅವರನ್ನು ಆರಿಸಿಕೊಂಡನು ಮತ್ತು ಅವರನ್ನು ಸಜ್ಜನ ದಾಸರ ಪಾಲಿಗೆ ಸೇರಿಸಿಕೊಂಡನು.

﴿فَاجْتَبَاهُ رَبُّهُ فَجَعَلَهُ مِنَ الصَّالِحِينَ﴾⁵⁰


51. ಈ ಸತ್ಯನಿಷೇಧಿಗಳು, ಉಪದೇಶವನ್ನು (ಕುರ್ಆನನ್ನು) ಕೇಳಿದಾಗ ನಿಮ್ಮನ್ನು ಕಿತ್ತು ಹಾಕುವರೋ ಎಂಬಂತೆ ನಿಮ್ಮನ್ನು ದುರುಗುಟ್ಟುತ್ತಾರೆ ಮತ್ತು ಇವನು ಖಂಡಿತ ಹುಚ್ಚನೆಂದು ಹೇಳುತ್ತಾರೆ.

﴿وَإِنْ يَكَادُ الَّذِينَ كَفَرُوا لَيُزْلِقُونَكَ
بِأَبْصَارِهِمْ لَمَّا سَمِعُوا الذِّكْرَ وَ
يَقُولُونَ إِنَّا لَمَجُنُونٌ﴾⁵¹

52. ವಾಸ್ತವದಲ್ಲಿ ಇದು ಸಕಲ ವಿಶ್ವದವರಿಗೆ ಒಂದು ಉಪದೇಶವಾಗಿದೆ.

﴿وَمَا هُوَ إِلَّا ذِكْرٌ لِلْعَالَمِينَ﴾⁵²

12. ಅರ್ಥಾತ್- ಯೂನುಸ್‌ರಂತೆ(ಅ) ತಾಳ್ಮೆಗೇಡಿತನದಿಂದ ವರ್ತಿಸದಿರಿ. ಅವರನ್ನು ಅವರ ಅಸಹನೆಯಿಂದಾಗಿಯೇ ಮೀಸಿನ ಹೊಟ್ಟೆಗೆ ತಲಪಿಸಲಾಗಿತ್ತು.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಖಚಿತವಾದ ಸಂಭವ¹-
2. ಏನದು ಖಚಿತವಾದ ಸಂಭವ?
3. ಆ ಖಚಿತವಾದ ಸಂಭವ ಏನೆಂಬುದು ನಿಮಗೇನು ಗೊತ್ತು?
4. ಸಮೂದ್ ಮತ್ತು ಆದ್ (ಜನಾಂಗದವರು) ಹಠಾತ್ತನೆ ಬಂದೆರಗುವ ಆ ವಿಪತ್ತನ್ನು² ನಿರಾಕರಿಸಿಬಿಟ್ಟರು.
5. ಸಮೂದರಂತು ಒಂದು ಭೀಕರ ಅಪಘಾತದ ಮೂಲಕ ನಾಶಗೊಳಿಸಲ್ಪಟ್ಟರು.
6. ಮತ್ತು ಆದ್ ಒಂದು ತೀವ್ರ ಚಂಡಮಾರುತದಿಂದ ನಾಶಗೊಳಿಸಲ್ಪಟ್ಟರು-
7. ಅಲ್ಲಾಹನು ಅದನ್ನು ನಿರಂತರ ಏಳು ರಾತ್ರಿ ಮತ್ತು ಎಂಟು ಹಗಲುಗಳ ಕಾಲ ಅವರ ಮೇಲೆ ಹೇರಿಟ್ಟನು. (ನೀವು ಅಲ್ಲಿರುತ್ತಿದ್ದರೆ) ಅವರು ಅಲ್ಲಿ ಖರ್ಜೂರದ ಟೊಳ್ಳಾದ ಕಾಂಡಗಳಂತೆ ಬಿದ್ದಿರುವುದನ್ನು ಕಾಣುತ್ತಿದ್ದಿರಿ.
8. ಈಗ ಅವರ ಪೈಕಿ ಯಾರಾದರೂ ಉಳಿದಿರುವುದು ನಿಮಗೆ ಕಾಣಿಸುತ್ತಿದೆಯೇ?



بِسْمِ اللَّهِ الرَّحْمَنِ الرَّحِيمِ

الْحَاقَّةُ

مَا الْحَاقَّةُ

وَمَا أَذْرُكَ مَا الْحَاقَّةُ

كَذَّبَتْ ثَمُودُ وَعَادٌ بِالْقَارِعَةِ

فَأَمَّا ثَمُودُ فَاتَّخَذُوا لِلظَّالِمِينَ

وَأَمَّا عَادٌ فَاتَّخَذُوا لِرِيحٍ صَارٍ

عَاتِبَةٍ

سَخَّرَهَا عَلَيْهِمْ سَبْعَ لَيَالٍ وَثَلَاثِينَ

أَيَّامٍ لَّا حُسُومًا فَتَرَى الْقَوْمَ فِيهَا

صَرَعَى كَأَنَّهُمْ أَعْجَازُ نَخْلٍ خَاوِيَةٍ

فَهَلْ تَرَى لَهُم مِّنْ بَاقِيَةٍ

1. ಮೂಲದಲ್ಲಿ 'ಹಾಕ್ಯಃ' ಎಂಬ ಪದ ಪ್ರಯೋಗವಾಗಿದೆ. ಅದರರ್ಥ ನಿಶ್ಚಯವಾಗಿಯೂ ಸಂಭವಿಸಲೇಬೇಕಾದ ಘಟನೆ. ಅರ್ಥಾತ್, ಅದನ್ನು ನೀವೆಷ್ಟು ನಿರಾಕರಿಸಿದರೂ ಅದಂತೂ ಖಂಡಿತ ಸಂಭವಿಸಲಿಕ್ಕಿದೆ. ನಿಮ್ಮ ನಿರಾಕರಣೆಯಿಂದ ಅದರ ಆಗಮನ ನಿಂತು ಹೋಗಲಾರದು.
2. ನಿರ್ಣಾಯಕ ದಿನವನ್ನು 'ಸಂಭವನೀಯ ಘಟನೆ' ಎಂದು ಹೇಳಿದ ನಂತರ ಅದರ ಭಯಾನಕತೆಯ ಕಲ್ಪನೆ ಮೂಡಿಸಲಿಕ್ಕಾಗಿ ಈ ಪದ ಬಳಸಲಾಗಿದೆ.

9. ಇದೇ ಮಹಾಪರಾಧವನ್ನು ಫಿರ್‌ಔನ್ ಮತ್ತು ಅವನಿಗಿಂತ ಹಿಂದಿನವರು ಮತ್ತು ಬುಡಮೇಲಾದ ನಾಡುಗಳ ಜನರು ಎಸಗಿದ್ದರು.³ وَجَاءَ فِرْعَوْنُ وَمَنْ قَبْلَهُ وَالْمُؤْتَفِكَاتُ
بِالْخَاطِئَةِ ۝٩
10. ಅವರೆಲ್ಲರೂ ತಮ್ಮ ಪ್ರಭುವಿನ ಸಂದೇಶವಾಹಕರ ಆಜ್ಞೋ ಲ್ಲಂಘನೆ ಮಾಡಿದಾಗ ಅವನು ಅವರನ್ನು ಅತ್ಯುಗ್ರವಾಗಿ ಹಿಡಿದನು. فَعَصَوْا رَسُولَ رَبِّهِمْ فَأَخَذَهُمْ أَخَذَةً
رَّابِيَةً ۝١٠
11. ಜಲ ಪ್ರಳಯವು ಮಿತಿಮೀರಿದಾಗ⁴ ನಾವು ನಿಮ್ಮನ್ನು ಹಡಗಿಗೆ ಹತ್ತಿಸಿ ಬಿಟ್ಟಿದ್ದೆವು.⁵ إِنَّا لَمَّا طَغَا الْمَاءُ حَمَلْنَاكُمْ فِي الْجَارِيَةِ ۝١١
12. ಈ ಘಟನೆಯನ್ನು ನಿಮ್ಮ ಪಾಲಿಗೆ ಒಂದು ಪಾಠದಾಯಕ ಸ್ಮರಣವಾಗಿ ಮಾಡಲು ಮತ್ತು ನೆನಪಿಡುವ ಕಿವಿಗಳು ಇದರ ನೆನಪನ್ನು ಸುರಕ್ಷಿತವಾಗಿಡುವಂತಾಗಲು (ಹೀಗೆ ಮಾಡಲಾಗಿತ್ತು). لِنَجْعَلَهَا لَكُمْ تَذْكُرَةً وَتَعِيهَا أُذُنٌ
وَإَعْيَةٌ ۝١٢
13. ಮುಂದೆ ಒಮ್ಮೆ ಕಹಳೆಯನ್ನೊಡುವಾಗ- فَإِذَا نُفِخَ فِي الصُّورِ نَفْخَةٌ وَاحِدَةٌ ۝١٣
14. ಹಾಗೂ ಭೂಮಿ ಮತ್ತು ಪರ್ವತಗಳನ್ನೆತ್ತಿ ಒಂದೇ ಏಟಿಗೆ ಛಿದ್ರ ವಿಚ್ಛಿದ್ರಗೊಳಿಸಲಾಗುವಾಗ, وَحُمِلَتِ الْأَرْضُ وَالْجِبَالُ فَدُكَّتَا
دَكَّةً وَاحِدَةً ۝١٤
15. ಆ ದಿನ, ಸಂಭವಿಸಲಿರುವ ಆ ಘಟನೆಯು ಸಂಭವಿಸಿ ಬಿಡುವುದು- فَيَوْمَئِذٍ وَقَعَتِ الْوَاقِعَةُ ۝١٥
16. ಅಂದು ಆಕಾಶವು ಬಿರಿಯುವುದು ಮತ್ತು ಅದರ ಬಿಗಿತವು ಸಡಿಲವಾಗಿ ಬಿಡುವುದು. وَأَنشَقَّتِ السَّمَاءُ فَهِيَ يَوْمَئِذٍ وَاهِيَةٌ ۝١٦
17. ದೇವಚರರು ಅದರ ಸುತ್ತಮುತ್ತಲಲ್ಲಿರುವರು ಮತ್ತು ಎಂಟು ಮಂದಿ ದೇವಚರರು ಅಂದು ನಿಮ್ಮ ಪ್ರಭುವಿನ 'ವಿಶ್ವಸಿಂಹಾಸನ' ವನ್ನು ತಮ್ಮ ಮೇಲೆ ಹೊತ್ತಿರುವರು.⁶ وَالْمَلِكُ عَلَىٰ أَرْجَائِهَا وَيَحْمِلُ
عَرْشَ رَبِّكَ فَوْقَهُمْ يَوْمَئِذٍ ثَلَاثِينَ ۝١٧

3. ಅರ್ಥಾತ್- ಬುಡಮೇಲುಗೊಳಿಸಲಾದ ಲೂತ್ ಸಮುದಾಯದ ಪ್ರದೇಶಗಳು.

4. ಇದು ಹ. ನೂಹ್‌ರ(ಅ) ಕಾಲದ ಚಂಡಮಾರುತದ ಕಡೆಗಿರುವ ಸೂಚನೆ.

5. ವಾಸ್ತವದಲ್ಲಿ ಸಾವಿರಾರು ವರ್ಷಗಳ ಹಿಂದೆ ಗತಿಸಿದ ಜನರನ್ನು ನಾವೆಯಲ್ಲಿ ಹತ್ತಿಸಲಾಗಿತ್ತು. ಅನಂತರದ ಮಾನವ ಜನಾಂಗ ಸಂಪೂರ್ಣವಾಗಿ ಚಂಡಮಾರುತದ ವೇಳೆ ಉಳಿಸಲ್ಪಟ್ಟಿದ್ದವರ ಸಂತಾನವಾಗಿದ್ದಾರೆ. ಆದ್ದರಿಂದಲೇ ಇಲ್ಲಿ, “ನಾವು ನಿಮ್ಮನ್ನು ನಾವೆಯಲ್ಲಿ ಹತ್ತಿಸಿದ್ದೆವು” ಎಂದು ಹೇಳಲಾಗಿದೆ.

6. ಈ ಸೂಕ್ತ 'ಮುತಶಾಬಿಹಾತ್'ಗಳ ಸಾಲಿಗೆ ಸೇರಿದೆ. ಆದ್ದರಿಂದ ಇದರ ಅರ್ಥವನ್ನು ಗೊತ್ತುಪಡಿಸುವುದು ಬಹಳ ತ್ರಾಸದಾಯಕ. 'ದೇವಸಿಂಹಾಸನ'ವೆಂದರೇನೆಂದಾಗಲಿ, ನಿರ್ಣಾಯಕ ದಿನದಂದು ಎಂಟು ದೇವಚರರು ಅದನ್ನು ಎತ್ತಿ ಹಿಡಿದಿರುವ ಸ್ವರೂಪ ಹೇಗಿರುವುದೆಂದಾಗಲಿ ತಿಳಿಯಲು ನಮಗೆ ಸಾಧ್ಯವಿಲ್ಲ. ಆದರೆ ಅಲ್ಲಾಹನು ಸಿಂಹಾಸನಾರೂಢನಾಗಿರುವನು ಮತ್ತು ಎಂಟು ದೇವಚರರು ಅವನನ್ನು ಸಿಂಹಾಸನ ಸಮೇತ

18. ಅದು ನೀವು ಹಾಜರುಗೊಳಿಸಲ್ಪಡುವ ದಿನವಾಗಿರುವುದು. ನಿಮ್ಮ ಯಾವ ರಹಸ್ಯವೂ ಅಡಗಿರಲಾರದು. يَوْمَئِذٍ تُعْرَضُونَ لَا تَخْفَى مِنْكُمْ خَافِيَةٌ ⑮
19. ಆಗ ಯಾರ ಕರ್ಮಪತ್ರವನ್ನು ಅವನ ಬಲಗೈಯಲ್ಲಿ ಕೊಡಲಾಗುವುದೋ ಅವನು ಹೇಳುವನು, "ಇದೋ ನನ್ನ ಕರ್ಮಪತ್ರವನ್ನು ಓದಿರಿ. فَأَمَّا مَنْ أُوْتِيَ كِتَابَهُ بِيَمِينِهِ فَيَقُولُ هَآؤُنِي أَكْرَأُ وَإِنِّي خَشِيَةٌ ⑯
20. ನನಗೆ ನನ್ನ ಕರ್ಮಪತ್ರವು ಖಂಡಿತವಾಗಿಯೂ ಸಿಗಲಿದೆಯೆಂದು ನಾನು ಗ್ರಹಿಸಿದ್ದೆ." إِنِّي ظَنَنْتُ أَنِّي مُلْكٌ حَسَابِيَةٌ ⑰
21. ಹೀಗೆ ಅವನು ಮನಮೆಚ್ಚುಗೆಯ ಸುಖಭೋಗಗಳಲ್ಲಿರುವನು- فَهُوَ فِي عِيشَةٍ رَاضِيَةٍ ⑱
22. ಅತ್ಯುನ್ನತ ಸ್ವರ್ಗೋದ್ಯಾನದಲ್ಲಿ, فِي جَنَّةٍ عَالِيَةٍ ⑲
23. ಅದರ ಫಲದ ಗೊಂಚಲುಗಳು ಬಾಗಿಕೊಂಡಿರುವುವು. كُطُوفَهَا دَانِيَةٍ ⑳
24. (ಇಂತಹವರೊಡನೆ) "ನೀವು ಕಳೆದು ಹೋದ ದಿನಗಳಲ್ಲಿ ಮಾಡಿರುವ ಸತ್ಕರ್ಮಗಳ ಪ್ರತಿಫಲವಾಗಿ ಸಂತೋಷದಿಂದ ತಿನ್ನಿರಿ ಮತ್ತು ಕುಡಿಯಿರಿ(ಎಂದು ಹೇಳಲಾಗುವುದು)." كُلُوا وَاشْرَبُوا هَنِيئًا بِمَا أَسْلَفْتُمْ فِي الْأَيَّامِ الْخَالِيَةِ ㉑
25. ಯಾರ ಕರ್ಮಪತ್ರವನ್ನು ಅವನ ಎಡಗೈಯಲ್ಲಿ ಕೊಡಲಾಗುವುದೋ ಅವನು ಹೇಳುವನು, "ಅಯ್ಯೋ! ನನ್ನ ಕರ್ಮಪತ್ರವನ್ನು ನನಗೆ ಕೊಡದೆ ಇರುತ್ತಿದ್ದರೆ! وَأَمَّا مَنْ أُوْتِيَ كِتَابَهُ بِشِمَالِهِ فَيَقُولُ يَلَيْتَنِي لِمَ أُوتِيَ كِتَابِيَهٗ ㉒
26. ಮತ್ತು ನನ್ನ ಕರ್ಮ ವೃತ್ತಾಂತವೇನೆಂದು ನನಗೆ ತಿಳಿಯದೆ ಇರುತ್ತಿದ್ದರೆ!" وَلِمَ آدُرَ مَا حَسَابِيَهٗ ㉓

ಎತ್ತಿ ಹಿಡಿಯುವರೆಂಬ ವಿಚಾರ ಕಲ್ಪನೆಗೆ ನಿಲುಕದಂತಹುದಾಗಿದೆ. ಆ ಸಂದರ್ಭದಲ್ಲಿ ಅಲ್ಲಾಹನು ಸಿಂಹಾಸನಾರೂಢನಾಗಿರುವನೆಂದೂ ಸೂಕ್ತದಲ್ಲಿ ಹೇಳಲಾಗಿಲ್ಲ. ಅಲ್ಲದೆ ಅಲ್ಲಾಹನ ಬಗ್ಗೆ ಪವಿತ್ರ ಕುರ್ಆನ್ ನೀಡಿರುವ ಚಿತ್ರಣದ ಆಧಾರದಲ್ಲೂ - ದೇಹ, ಆಕಾರ ಮತ್ತು ಸ್ಥಾನಗಳಂತಹ ಮಿತಿಗಳಿಂದ ಮುಕ್ತನಾದ ದೇವನು ಎಲ್ಲಾದರೂ ಕುಳಿತಿದ್ದು, ಸೃಷ್ಟಿಗಳು ಅವನನ್ನು ಎತ್ತಿಕೊಂಡಿರುವರೆಂದು ಊಹಿಸುವಂತಿಲ್ಲ. ಆದ್ದರಿಂದ ಸಂತೋಧನೆ ನಡೆಸಿ ಅದಕ್ಕೆ ಅರ್ಥವನ್ನು ಕಲ್ಪಿಸಲು ಪ್ರಯತ್ನಿಸುವುದು ತನ್ನನ್ನು ಪಥಭ್ರಷ್ಟತೆಯ ಅಪಾಯಕ್ಕೀಡು ಮಾಡಿದಂತೆಯೇ ಸರಿ.

7. ಅರ್ಥಾತ್- ಲೋಕದಲ್ಲಿ ಪರಲೋಕದ ಬಗ್ಗೆ ಅಲಕ್ಷ್ಯನಾಗದೆ ಒಂದು ದಿನ ಅಲ್ಲಾಹನ ಮುಂದೆ ಹಾಜರಾಗಿ ಲೆಕ್ಕ ಸಮರ್ಪಣೆ ಮಾಡಬೇಕಾಗಿದೆ ಎಂಬ ಪ್ರಜ್ಞೆಯೊಂದಿಗೆ ಜೀವನ ನಡೆಸಿದ್ದೇ ನನ್ನ ಸುದೈವಕ್ಕೆ ಕಾರಣವೆಂದು ಅವನು ಹೇಳುವನು.
8. ಸೂಕ್ತದ ಇನ್ನೊಂದು ಅರ್ಥ ಹೀಗಾಗಬಹುದು. ಲೆಕ್ಕ ಸಮರ್ಪಣೆ ಎಂದರೆ ಏನೆಂದು ನನಗೆಂದೂ ತಿಳಿದಿರಲಿಲ್ಲ. ಒಂದು ದಿನ ನನಗೂ ಲೆಕ್ಕ ಸಮರ್ಪಣೆ ಮಾಡಬೇಕಾಗಿದೆ ಮತ್ತು ನಾನು ಮಾಡಿದ್ದೆಲ್ಲವನ್ನೂ ನನ್ನ ಮುಂದಿರಲಾಗುವುದು ಎಂದು ನಾನೆಂದೂ ಊಹಿಸಿಯೂ ಇರಲಿಲ್ಲ.

27. ಅಯ್ಯೋ(ಭೂಲೋಕದಲ್ಲಿ ಬಂದಿದ್ದ) ನನ್ನ ಈ ಮರಣವೇ ನಿರ್ಣಾಯಕವಾಗಿರುತ್ತಿದ್ದರೆ!

يَا أَيُّهَا كَانَتِ الْقَاضِيَةَ ۝

28. ನನ್ನ ಸಂಪತ್ತು ಇಂದು ನನಗೇನೂ ಪ್ರಯೋಜನ ಕೊಡಲಿಲ್ಲ.

مَا آغَى عَنِّي مَالِيهِ ۝

29. ನನ್ನ ಅಧಿಕಾರವೆಲ್ಲವೂ ಕೊನೆಗೊಂಡಿತು."

هَكَكَ عَنِّي سُلْطَانِيهِ ۝

30. (ಆಗ ಹೀಗೆ ಅಪ್ಪಣೆಯಾಗುವುದು) ಇವನನ್ನು ಹಿಡಿಯಿರಿ ಮತ್ತು ಇವನಿಗೆ ಕಂಠ ಕಡಗವನ್ನು ಹಾಕಿರಿ.

خُذُوهُ فَغُلُّوهُ ۝

31. ಅನಂತರ ಇವನನ್ನು ನರಕದೊಳಕ್ಕೆ ತಳ್ಳಿ ಬಿಡಿರಿ,

ثُمَّ الْجَحِيمَ صَلُّوهُ ۝

32. ಆ ಬಳಿಕ ಅವನನ್ನು ಎಪ್ಪತ್ತು ಮೊಳ ಉದ್ದದ ಸಂಕೋಲೆಯಿಂದ ಬಿಗಿಯಿರಿ.

ثُمَّ فِي سِلْسِلَةٍ ذَرْعُهَا سَبْعُونَ ذِرَاعًا فَاسْلُكُوهُ ۝

33. ಇವನು ಮಹಿಮಾವಂತನಾದ ಅಲ್ಲಾಹನ ಮೇಲೆ ವಿಶ್ವಾಸವಿರಿಸುತ್ತಿರಲಿಲ್ಲ -

إِنَّهُ كَانَ لَا يُؤْمِنُ بِاللَّهِ الْعَظِيمِ ۝

34. ಮತ್ತು ದರಿದ್ರರಿಗೆ ಊಟ ಕೊಡಲು ಪ್ರೇರೇಪಿಸುತ್ತಲೂ ಇರಲಿಲ್ಲ.¹⁰

وَلَا يَحْضُ عَلَى طَعَامِ الْمَسْكِينِ ۝

35. ಆದುದರಿಂದ ಇಲ್ಲಿ ಅವನಿಗೆ ಅನುಕಂಪ ತೋರುವವನಾರೂ ಇಲ್ಲ -

فَلَيْسَ لَهُ الْيَوْمَ هُنَا حَمِيمٌ ۝

36. ಮತ್ತು ಗಾಯದ ಕೀವಿನ ಹೊರತು ಅವನಿಗೆ ಬೇರೆ ಯಾವ ಆಹಾರವೂ ಇಲ್ಲ -

وَلَا طَعَامٌ إِلَّا مِنْ غَسَلِينٍ ۝

37. ಅದನ್ನು ಪಾಪಿಗಳ ಹೊರತು ಇನ್ನಾರೂ ತಿನ್ನುವುದಿಲ್ಲ.

لَا يَأْكُلُهُ إِلَّا الْخَاطِئُونَ ۝

38. ಹಾಗಲ್ಲ, ನಾನು ಆಣೆ ಹಾಕುತ್ತೇನೆ,¹¹ ನೀವು ನೋಡುವ ವಸ್ತುಗಳ-

فَلَا أُفْسِمُ بِمَا تُبْصَرُونَ ۝

9. ಅರ್ಥಾತ್- ಯಾವ ಶಕ್ತಿಯ ಆಧಾರದಲ್ಲಿ ನಾನು ಲೋಕದಲ್ಲಿ ದರ್ಪ ತೋರುತ್ತಿದ್ದನೋ ಅದು ಇಲ್ಲಿ ಕೊನೆಗೊಂಡಿದೆ. ಇಲ್ಲಿ ನನಗೆ ಯಾವುದೇ ಸೈನ್ಯವಿಲ್ಲ, ಆಜ್ಞಾಪಾಲಕರಿಲ್ಲ, ನನ್ನ ರಕ್ಷಣೆಗಾಗಿ ಏನೂ ಮಾಡಲಾಗದ ದುರ್ಬಲ ಮತ್ತು ಅಸಹಾಯಕ ದಾಸನಾಗಿ ನಾನಿಲ್ಲಿ ನಿಂತಿದ್ದೇನೆ.

10. ಅರ್ಥಾತ್- ಸ್ವತಃ ಬಡಬಗ್ಗರಿಗೆ ಉಣಿಸುವುದಂತಿರಲಿ, ದೇವನ ಬಡ ದಾಸರಿಗೆ ಉಣಬಡಿಸಿರಿ ಎಂದು ಇತರರೊಂದಿಗೆ ಹೇಳುವುದನ್ನೂ ನಾನು ಇಷ್ಟಪಡುತ್ತಿರಲಿಲ್ಲ.

11. ಅರ್ಥಾತ್- ವಸ್ತುಸ್ಥಿತಿ ನೀವು ಭಾವಿಸಿಕೊಂಡಿರುವಂತಿಲ್ಲ.

39. ಹಾಗೂ ನೋಡದ ವಸ್ತುಗಳ- وَمَا لَا تُبْصِرُونَ ﴿٣٩﴾
40. ಇದು ಓರ್ವ ಗೌರವಾನ್ವಿತ ಸಂದೇಶವಾಹಕನ ಮಾತಾಗಿದೆ. إِنَّهُ لَقَوْلُ رَسُولٍ كَرِيمٍ ﴿٤٠﴾
41. ಇದು ಯಾವುದೇ ಕವಿಯ ಮಾತಲ್ಲ. ನೀವು ಅತ್ಯಲ್ಪವೇ ವಿಶ್ವಾಸವಿರಿಸುತ್ತೀರಿ- وَمَا هُوَ بِقَوْلِ شَاعِرٍ قَلِيلًا مَّا تُوْمِنُونَ ﴿٤١﴾
42. ಮತ್ತು ಇದು ಯಾವುದೇ ಜೋತಿಯ ಮಾತೂ ಅಲ್ಲ. ನೀವು ಅತ್ಯಲ್ಪವೇ ಚಿಂತನೆ ನಡೆಸುತ್ತೀರಿ. وَلَا يَقُولُ كَاهِنٌ قَلِيلًا مَّا تَدَّكُرُونَ ﴿٤٢﴾
43. ಇದು ಸರ್ವಲೋಕಗಳ ಪಾಲಕ ಪ್ರಭುವಿನ ಕಡೆಯಿಂದ ಅವತೀರ್ಣವಾಗಿದೆ. تَنْزِيلٌ مِّن رَّبِّ الْعَالَمِينَ ﴿٤٣﴾
44. ಮತ್ತು ಇವರು(ಪ್ರವಾದಿ) ಸ್ವಯಂ ಯಾವುದಾದರೂ ಮಾತನ್ನು ಸೃಷ್ಟಿಸಿಕೊಂಡು ನಮ್ಮದೆಂದು ಹೇಳಿರುತ್ತಿದ್ದರೆ- وَكَوْنُ تَقْوَالِ عَلَيْنَا بَعْضُ الْأَقْوَالِ ﴿٤٤﴾
45. ನಾವು ಇವರ ಬಲಗೈಯನ್ನು ಹಿಡಿದು ಬಿಡುತ್ತಿದ್ದೆವು- لَا خِذْنَا مِنْهُ بِالْيَمِينِ ﴿٤٥﴾
46. ಮತ್ತು ಇವರ ಕಂಠನಾಡಿಯನ್ನು ಕತ್ತರಿಸಿ ಬಿಡುತ್ತಿದ್ದೆವು. ثُمَّ لَقَطَعْنَا مِنْهُ الْوَتِينَ ﴿٤٦﴾
47. ಆಗ, ನಿಮ್ಮ ಪೈಕಿ (ನಮ್ಮನ್ನು) ಈ ಕಾರ್ಯದಿಂದ ತಡೆಯು ವವರಾರೂ ಇರುತ್ತಿರಲಿಲ್ಲ.¹² فَمَا مِنْكُمْ مِّنْ أَحَدٍ عَنْهُ حَاجِزِينَ ﴿٤٧﴾
48. ವಾಸ್ತವದಲ್ಲಿ ಇದು ದೇವಭಯವುಳ್ಳವರಿಗೊಂದು ಉಪದೇಶ ವಾಗಿದೆ- وَإِنَّهُ لَتَذْكُرَةٌ لِّلْمُتَّقِينَ ﴿٤٨﴾
49. ಮತ್ತು ನಿಮ್ಮಲ್ಲಿ ಕೆಲವರು ನಿರಾಕರಿಸುವವರಿದ್ದಾರೆಂಬುದನ್ನು ನಾವು ಬಲ್ಲೆವು. وَإِنَّا لَنَعْلَمُ أَنَّ مِنْكُمْ مُّكَذِّبِينَ ﴿٤٩﴾

12. ಪ್ರವಾದಿಗೆ ತನ್ನ ವತಿಯಿಂದ ದೇವವಾಣಿಯಲ್ಲಿ ಯಾವುದೇ ರೀತಿಯ ಏರುಪೇರು ಮಾಡುವ ಅಧಿಕಾರವಿಲ್ಲ ಮತ್ತು ಅವರು ಹಾಗೆ ಮಾಡಿದರೆ ನಾವು ಉಗ್ರ ದಂಡನೆಯನ್ನು ನೀಡುತ್ತೇವೆ ಎಂದು ತಿಳಿಸುವುದು ಇದರ ನೈಜ ಉದ್ದೇಶ. ಒಬ್ಬ ರಾಜನು ನೇಮಿಸಿರುವಂತಹ ಅಧಿಕಾರಿ ಅವನ ಹೆಸರಲ್ಲಿ ಯಾವುದೇ ಖೋಟಾ ಕೆಲಸವನ್ನು ಮಾಡಿದರೆ ರಾಜನು ಅವನ ಕೈ ಹಿಡಿದು ಶಿರಚ್ಛೇದನ ಮಾಡಿಬಿಡುವ ಚಿತ್ರಣ ಮುಂದೆ ಬರುವಂತಹ ಧಾಟಿಯಲ್ಲಿ ಈ ವಿಷಯವನ್ನು ವರ್ಣಿಸಲಾಗಿದೆ. ಕೆಲವರು ಇದರಿಂದ ತಪ್ಪು ಅರ್ಥವನ್ನು ಕಲ್ಪಿಸುತ್ತಾರೆ. ಅವರ ಪ್ರಕಾರ ಯಾರಾದರೂ ಪ್ರವಾದಿತ್ವದ ಬಗ್ಗೆ ವಾದಿಸಿದರೆ, ಅಲ್ಲಾಹನ ವತಿಯಿಂದ ಅವನ ಹೃದಯನಾಡಿ ಅಥವಾ ಕಂಠನಾಡಿ ಕತ್ತರಿಸಲ್ಪಡದಿದ್ದರೆ ಅದು ಅವನು ಪ್ರವಾದಿ ಎಂಬುದಕ್ಕೆ ಆಧಾರವಾಗಿದೆ. ವಾಸ್ತವವಾಗಿ ಈ ಸೂಕ್ತವು ನೈಜ ಪ್ರವಾದಿಗಳ ಬಗ್ಗೆ ಅವತೀರ್ಣಗೊಂಡಿದೆ. ಪ್ರವಾದಿತ್ವದ ಬಗ್ಗೆ ಮಿಥ್ಯವಾದ ಮಾಡುವವರ ಕುರಿತಲ್ಲ. ಮಿಥ್ಯ ಪ್ರವಾದಿಗಳು ಪ್ರವಾದಿತ್ವದ ಬಗ್ಗೆ ಮಾತ್ರವಲ್ಲ ದೇವತ್ವದ ಬಗ್ಗೆಯೂ ವಾದಿಸುತ್ತಾರೆ. ಮಾತ್ರವಲ್ಲ ವರ್ಷಗಟ್ಟಲೆ ಅವರು ಭೂಮಿಯಲ್ಲಿ ರಾಜಾರೋಷದಿಂದ ತಿರುಗುತ್ತಿರುತ್ತಾರೆ. ಇದು ಅವರ ಸತ್ಯತೆಗೆ ಇರುವ ಆಧಾರಗಳಲ್ಲ.

50. ಇಂತಹ ಸತ್ಯನಿಷೇಧಿಗಳಿಗೆ ಖಂಡಿತವಾಗಿಯೂ ಇದು ಖೇದದ ಹೇತುವಾಗಿದೆ.



وَإِنَّكَ لَحَسْرَةٌ عَلَى الْكَافِرِينَ ﴿٥٠﴾

51. ಇದು ಅತ್ಯಂತ ಖಚಿತವಾದ ಸತ್ಯವಾಗಿದೆ.

وَإِنَّكَ لَحَقُّ الْيَقِينِ ﴿٥١﴾

52. ಆದುದರಿಂದ ಸಂದೇಶವಾಹಕರೇ, ನಿಮ್ಮ ಮಹಿಮಾಪೂರ್ಣ ಪ್ರಭುವಿನ ನಾಮವನ್ನು ಜಪಿಸಿರಿ.

فَسَبِّحْ بِاسْمِ رَبِّكَ الْعَظِيمِ ﴿٥٢﴾



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಬೇಡುವವನೊಬ್ಬನು ಯಾತನೆಯನ್ನು ಬೇಡಿದ್ದಾನೆ. ಅದು (ಆ ಯಾತನೆಯು) ಖಂಡಿತವಾಗಿಯೂ ಸಂಭವಿಸಿಯೇ ತೀರುವುದು-
2. (ಅದು) ಸತ್ಯನಿಷೇಧಿಗಳಿಗಾಗಿದೆ. ಅದನ್ನು ತಡೆಯಬಲ್ಲವರು ಯಾರೂ ಇಲ್ಲ.
3. (ಅದು) ಉನ್ನತಿಯ ಸೋಪಾನಗಳ ಒಡೆಯನಾದ ಅಲ್ಲಾಹನ ಕಡೆಯಿಂದ ಬರಲಿದೆ.
4. ದೇವಚರರು ಮತ್ತು ರೂಹ್¹ ಅವನ ಸಾನ್ನಿಧ್ಯಕ್ಕೆ ಐವತ್ತು ಸಾವಿರ ವರುಷಗಳ ಅವಧಿಯುಳ್ಳ² ಒಂದು ದಿನದಲ್ಲಿ ಏರಿ ಹೋಗುತ್ತಾರೆ.³
5. ಆದುದರಿಂದ ಸಂದೇಶವಾಹಕರೇ, ತಾಳ್ಮೆ ವಹಿಸಿರಿ, ಸಭ್ಯ ತಾಳ್ಮೆ.⁴

بِسْمِ اللَّهِ الرَّحْمَنِ الرَّحِيمِ

سَأَلَ سَائِلٌ بِعَذَابٍ وَاقِعٍ

لِلْكَافِرِينَ لَيْسَ لَهُ دَافِعٌ

مِنَ اللَّهِ ذِي الْمَعَارِجِ

تَعْرُجُ الْمَلَائِكَةُ وَالرُّوحُ إِلَيْهِ فِي يَوْمٍ كَانَ مِقْدَارُهُ خَمْسِينَ أَلْفَ سَنَةٍ

فَأَصْبِرْ صَبْرًا جَبِيلًا

1. ರೂಹ್ ಎಂದರೆ ಹ. ಜಿಬ್‌ರೀಲ್(ಅ). ಅವರ ಶ್ರೇಷ್ಠತೆಯಿಂದಾಗಿ ಅವರನ್ನು ದೇವಚರರಿಂದ ಪ್ರತ್ಯೇಕವಾಗಿ ಪ್ರಸ್ತಾಪಿಸಲಾಗಿದೆ.
2. ಸೂರ: ಹಜ್ಜ್‌ನ 47ನೆಯ ಸೂಕ್ತ ಮತ್ತು ಸೂರ: ಅಸ್ಸಜದ:ದ 5ನೆಯ ಸೂಕ್ತದಲ್ಲಿ ಸಾವಿರ ವರ್ಷದ ಒಂದು ದಿನದ ಬಗ್ಗೆ ಪ್ರಸ್ತಾಪಿಸಲಾಗಿದೆ. ಇಲ್ಲಿ ಯಾತನೆಯ ಅಪೇಕ್ಷೆಗೆ ಉತ್ತರವಾಗಿ ಅಲ್ಲಾಹನ ಒಂದು ದಿನದ ಪ್ರಮಾಣ ಐವತ್ತು ಸಾವಿರ ವರ್ಷವೆಂದು ಹೇಳಲಾಗಿದೆ. ಅರ್ಥಾತ್, ಜನರು ತಮ್ಮ ಮದುಳು ಮತ್ತು ತಮ್ಮ ವಿಚಾರ ಕ್ಷೇತ್ರದ ಸಂಕುಚಿತತೆಯಿಂದಾಗಿ ದೇವನ ವಿಷಯವನ್ನೂ ತಮ್ಮ ಮಾನದಂಡದಿಂದ ಅಳೆಯುತ್ತಾರೆ. ಅವರಿಗೆ ಐವತ್ತು-ನೂರು ವರ್ಷಗಳ ಅವಧಿಯೂ ಬಹಳ ದೀರ್ಘವೆಂದು ಭಾಸವಾಗುತ್ತದೆ. ಆದರೆ ಅಲ್ಲಾಹನ ಬಳಿ ಒಂದೊಂದು ಯೋಜನೆಯೂ ಸಾವಿರಗಟ್ಟಲೆ ಅಥವಾ ಐವತ್ತೆವತ್ತು ಸಾವಿರ ವರ್ಷಗಳದ್ದಾಗಿರುತ್ತದೆ. ಈ ಕಾಲಾವಧಿಯೂ ಕೇವಲ ಉದಾಹರಣಾರ್ಥವಾಗಿದೆ.
3. ಈ ವಿಷಯವು 'ಮುತಶಾಬಿಹಾತ್'ಗೆ ಸೇರಿದ್ದಾಗಿದೆ. ಆದ್ದರಿಂದ ಅದರ ಅರ್ಥವನ್ನು ನಿರ್ಧರಿಸಲು ಸಾಧ್ಯವಿಲ್ಲ. ನಮಗೆ ದೇವಚರರ ವಾಸ್ತವಿಕತೆಯಾಗಲಿ ಅವರು ಏರಿ ಹೋಗುವ ಸ್ವರೂಪವಾಗಲಿ ತಿಳಿದಿಲ್ಲ. ದೇವಚರರು ಏರಿ ಹೋಗುವ ಆ ಏರಿಗಳು ಹೇಗಿರಬಹುದೆಂದು ಊಹಿಸಲಿಕ್ಕೂ ನಮ್ಮಿಂದ ಸಾಧ್ಯವಿಲ್ಲ. ಅಲ್ಲಾಹನ ಬಗ್ಗೆಯೂ ಅವನು ಯಾವ ನಿರ್ದಿಷ್ಟ ಸ್ಥಳದಲ್ಲಿರುತ್ತಾನೆಂದು ಕಲ್ಪಿಸಲು ಸಾಧ್ಯವಿಲ್ಲ. ಏಕೆಂದರೆ ಅವನ ಅಸ್ತಿತ್ವವು ಕಾಲ ಮತ್ತು ವಾಸದ ಬಂಧನಗಳಿಂದ ಮುಕ್ತವಾಗಿದೆ.
4. ಅರ್ಥಾತ್- ವಿಶಾಲ ಮನೋಭಾವದ ವ್ಯಕ್ತಿಯೊಬ್ಬನಿಗೆ ಭೂಷಣಪ್ರಾಯವಾದಂತಹ ತಾಳ್ಮೆ.

6. ಇವರು ಅದನ್ನು ದೂರವೆಂದು ಭಾವಿಸುತ್ತಾರೆ-
 7. ಮತ್ತು ನಾವು ಅದನ್ನು ಸಮೀಪದಲ್ಲಿ ಕಾಣುತ್ತಿದ್ದೇವೆ.
 8. (ಆ ಯಾತನೆ ಸಂಭವಿಸುವ) ಆ ದಿನ ಆಕಾಶವು ಕರಗಿದ
 ಬೆಳ್ಳಿಯಂತಾಗುವುದು-⁵
 9. ಮತ್ತು ಪರ್ವತಗಳು ಬಣ್ಣ ಬಣ್ಣದ ಹಿಂಜಿದ ಉಣ್ಣೆಯಂತಾ
 ಗುವುವು-
 10. ಮತ್ತು ಯಾವ ಆಪ್ತ ಮಿತ್ರನೂ ತನ್ನ ಆಪ್ತ ಮಿತ್ರನನ್ನು
 ವಿಚಾರಿಸಲಾರನು.
 11-14. ವಸ್ತುತಃ ಅವರು ಪರಸ್ಪರರಿಗೆ ತೋರಿಸಲ್ಪಡುವರು.
 ಅಪರಾಧಿಯು ಅಂದಿನ ಯಾತನೆಯಿಂದ ಪಾರಾಗಲಿಕ್ಕಾಗಿ ತನ್ನ
 ಮಕ್ಕಳನ್ನು, ತನ್ನ ಪತ್ನಿಯನ್ನು, ತನ್ನ ಸಹೋದರರನ್ನು, ತನಗೆ
 ಆಶ್ರಯ ನೀಡುತ್ತಿದ್ದ ತನ್ನ ಅತ್ಯಂತ ಆಪ್ತ ಕುಟುಂಬವನ್ನು
 ಮತ್ತು ಭೂಮುಖದಲ್ಲಿರುವ ಎಲ್ಲ ಜನರನ್ನೂ ಪರಿಹಾರವಾಗಿ
 ಕೊಡಬಯಸುವನು ಮತ್ತು ಈ ಪರಿಹಾರವು ತನ್ನನ್ನು ಪಾರು
 ಗೊಳಿಸಬಹುದೆಂದು ಭಾವಿಸುವನು.
 15. ಖಂಡಿತ ಇಲ್ಲ. ಅದು ಧಗಧಗಿಸುವ ಅಗ್ನಿಯ ಜ್ವಾಲೆ
 ಯಾಗಿರುವುದು-
 16. ಅದು ಮಾಂಸವನ್ನೂ ಚರ್ಮವನ್ನೂ ನೆಕ್ಕಿ ಬಿಡುವುದು.
 17-18. ಸತ್ಯದಿಂದ ವಿಮುಖನಾದ, ಬೆನ್ನು ತಿರುಗಿಸಿದ, ಸಂಪತ್ತನ್ನು
 ಕಲೆ ಹಾಕಿದ ಮತ್ತು ಜೋಪಾನವಾಗಿ ಸಂಗ್ರಹಿಸಿಟ್ಟ ಪ್ರತಿ
 ಯೊಬ್ಬನನ್ನೂ ಕೂಗಿ ಕೂಗಿ ತನ್ನ ಕಡೆಗೆ ಕರೆಯುವುದು.
 19. ಮಾನವನು ಚಂಚಲನಾಗಿಯೇ ಸೃಷ್ಟಿಸಲ್ಪಟ್ಟಿದ್ದಾನೆ.⁶
 20. ಅವನಿಗೆ ಸಂಕಷ್ಟ ಬಂದಾಗ ಗಾಬರಿಗೊಳ್ಳುತ್ತಾನೆ-

إِنَّهُمْ يَرَوْنَهُ بَعِيدًا ۝١

وَنَرَاهُ قَرِيبًا ۝٢

يَوْمَ تَكُونُ السَّمَاءُ كَالْمُهْلِ ۝٣

وَتَكُونُ الْجِبَالُ كَالْعِهْنِ ۝٤

وَلَا يَسْأَلُ حَمِيمٌ حَمِيًّا ۝٥

يُبْصِرُونَ نُهُمْ يَوْمَ الْمُجْرِمِ لَوْ يَفْتَرُونَ ۝٦

مِنْ عَذَابٍ يَوْمِيذٍ بِبَنِيهِ ۝٧

وَصَاحِبَتِهِ وَآخِيهِ ۝٨

وَفَصِيلَتِهِ الَّتِي تُتَوَكَّلُ ۝٩

وَمَنْ فِي الْأَرْضِ جَمِيعًا ثُمَّ يُنْجِيهِ ۝١٠

كَالْآطِثِ إِتْهَا كَظَى ۝١١

نَزَّاعَةً لِّلشَّوَى ۝١٢

تَدْعُوا مَنْ أَدْبَرَ وَتَوَلَّى ۝١٣

وَجَعَلَ قَاوِمِي ۝١٤

إِنَّ الْإِنْسَانَ خُلِقَ هَلُوعًا ۝١٥

إِذَا مَسَّهُ الشَّرُّ جَزُوعًا ۝١٦

5. ಅರ್ಥಾತ್- ಪ್ರತಿ ಬಾರಿಗೂ ಅದು ಬಣ್ಣ ಬದಲಾಯಿಸುವುದು.

6. ನಮ್ಮ ಭಾಷೆಯಲ್ಲಿ ಇದನ್ನು ನಾವು ಹೀಗೆನ್ನುತ್ತೇವೆ, "ಇದು ಅವನ ಹುಟ್ಟು ಗುಣ" ಅಥವಾ "ಇದು ಅವನ ಸಹಜ ದೌರ್ಬಲ್ಯ" ಅದನ್ನೇ ಅಲ್ಲಾಡಿಸು, "ಮಾನವ ಹೀಗೆಯೇ ಸೃಷ್ಟಿಸಲ್ಪಟ್ಟಿದ್ದಾನೆ" ಎಂದು ವಿವರಿಸುತ್ತಿದ್ದಾನೆ.

21. ಮತ್ತು ಸೌಭಾಗ್ಯ ಪ್ರಾಪ್ತವಾದಾಗ ಲೋಭ ತೋರುತ್ತಾನೆ-
22. ಆದರೆ ನಮಾಝ್ ಮಾಡುವವರು (ಈ ದೋಷದಿಂದ ಮುಕ್ತರಾಗಿದ್ದಾರೆ.)
23. ಅವರು ತಮ್ಮ ನಮಾಝನ್ನು ಸದಾ ಪಾಲಿಸುತ್ತಾರೆ.
24. ಅವರ ಸಂಪತ್ತುಗಳಲ್ಲಿ ಒಂದು ನಿಶ್ಚಿತ ಹಕ್ಕಿದೆ.
25. ಬೇಡುವವನಿಗೆ ಮತ್ತು ವಂಚಿತನಿಗೆ.
26. ಅವರು ಪ್ರತಿಫಲ ಸಿಗಲಿರುವ ದಿನವನ್ನು ಸತ್ಯವೆಂದು ನಂಬುತ್ತಾರೆ.
27. ಅವರು ತಮ್ಮ ಪ್ರಭುವಿನ ಯಾತನೆಗೆ ಭಯಪಡುತ್ತಾರೆ.
28. ಏಕೆಂದರೆ, ಅವರ ಪ್ರಭುವಿನ ಯಾತನೆಯು ನಿರ್ಭಯವಾಗಿರತಕ್ಕ ವಸ್ತುವಲ್ಲ.
29. ಅವರು ತಮ್ಮ ಗುಪ್ತಾಂಗಗಳನ್ನು ರಕ್ಷಿಸಿಕೊಳ್ಳುತ್ತಾರೆ-
30. ತಮ್ಮ ಪತ್ನಿಯರ ಅಥವಾ ತಮ್ಮ ಅಧೀನ ಸ್ತ್ರೀಯರ (ದಾಸಿಯರ) ಹೊರತು. ಇವರಿಂದ ರಕ್ಷಿಸಿಕೊಳ್ಳದಿದ್ದರೆ, ಅವರ ಮೇಲೆ ಆಕ್ಷೇಪವೇನೂ ಇಲ್ಲ.
31. ಆದರೆ, ಇದರ ಹೊರತು ಇನ್ನೇನಾದರೂ ಬಯಸುವವರೇ ಸೀಮೋಲ್ಲಂಘಕರು-
32. ಅವರು ತಮ್ಮಲ್ಲಿರಿಸಿದ ಅಮಾನತುಗಳ ರಕ್ಷಣೆ ಮಾಡುತ್ತಾರೆ ಮತ್ತು ತಮ್ಮ ವಾಗ್ದಾನಗಳನ್ನು ಪಾಲಿಸುತ್ತಾರೆ.
33. ಅವರು ತಮ್ಮ ಸಾಕ್ಷ್ಯಗಳಲ್ಲಿ ಸತ್ಯದಲ್ಲೇ ಸ್ಥಿರವಾಗಿರುತ್ತಾರೆ.
34. ಅವರು ತಮ್ಮ ನಮಾಝನ್ನು ರಕ್ಷಿಸುತ್ತಾರೆ.
35. ಇಂತಹವರು ಗೌರವದೊಂದಿಗೆ ಸ್ವರ್ಗೋದ್ಯಾನಗಳಲ್ಲಿರುವರು.

وَإِذَا مَسَّهُ الْخَيْرُ مَنُوعًا ﴿٧١﴾

إِلَّا الْمُصَلِّينَ ﴿٧٢﴾

الَّذِينَ هُمْ عَلَى صَلَاتِهِمْ دَائِمُونَ ﴿٧٣﴾

وَالَّذِينَ فِي أَمْوَالِهِمْ حَقٌّ مَّعْلُومٌ ﴿٧٤﴾

لِلسَّائِلِ وَالْمَحْرُومِ ﴿٧٥﴾

وَالَّذِينَ يُصَدِّقُونَ بِيَوْمِ الدِّينِ ﴿٧٦﴾

وَالَّذِينَ هُمْ مِنْ عَذَابِ رَبِّهِمْ

مُشْفِقُونَ ﴿٧٧﴾

إِنَّ عَذَابَ رَبِّهِمْ غَيْرُ مَا مُؤْمِنُونَ ﴿٧٨﴾

وَالَّذِينَ هُمْ لِأُفْوَجِهِمْ حَافِظُونَ ﴿٧٩﴾

إِلَّا عَلَىٰ أُنُوفِهِمْ أَوْ مَا مَلَكَتْ

أَيْمَانُهُمْ فَإِنَّهُمْ غَيْرُ مَلُومِينَ ﴿٨٠﴾

فَمَنْ اتَّبَعِيَ وَرَاءَ ذَلِكَ فَأُولَٰئِكَ

هُمُ الْعَادُونَ ﴿٨١﴾

وَالَّذِينَ هُمْ لِأَمْتِنِهِمْ وَعَهْدِهِمْ رِعُونَ ﴿٨٢﴾

وَالَّذِينَ هُمْ بِشَهَادَتِهِمْ قَائِمُونَ ﴿٨٣﴾

وَالَّذِينَ هُمْ عَلَىٰ صَلَاتِهِمْ يُحَافِظُونَ ﴿٨٤﴾

أُولَٰئِكَ فِي جَنَّاتٍ مُّكْرَمُونَ ﴿٨٥﴾

36-37. ಆದುದರಿಂದ ಸಂದೇಶವಾಹಕರೇ, ಈ ಸತ್ಯನಿಷೇಧಿಗಳು ಎಡಬಲಗಳಿಂದ ಗುಂಪು ಗುಂಪಾಗಿ ನಿಮ್ಮ ಕಡೆಗೆ ಧಾವಿಸಿ ಬರುತ್ತಿರುವುದೇಕೆ?⁷

فَمَالِ الَّذِينَ كَفَرُوا قِبَالِكَ مُهْتَطِعِينَ
عَنِ الْيَمِينِ وَعَنِ الشِّمَالِ عِزِينَ ﴿٣٦﴾

38. ಅವರಲ್ಲಿ ಪ್ರತಿಯೊಬ್ಬನೂ ತಾನು ಸಂಪದ್ಧರಿತವಾದ ಸ್ವರ್ಗೋದ್ಯಾನಗಳಲ್ಲಿ ಪ್ರವೇಶ ಗೊಳಿಸಲ್ಪಡುವನೆಂದು ಆಶಿಸುತ್ತಿರುವನೇ?

أَيُّطَعُ كُلُّ امْرِئٍ مِّنْهُمْ أَنْ يُدْخَلَ
جَنَّةَ نَعِيمٍ ﴿٣٧﴾

39. ಖಂಡಿತ ಇಲ್ಲ. ನಾವು ಯಾವ ವಸ್ತುವಿನಿಂದ ಇವರನ್ನು ಸೃಷ್ಟಿಸಿರುವವೋ ಅದನ್ನಿವರು ಸ್ವತಃ ಬಲ್ಲರು.

كَلَّا إِنَّا خَلَقْنَاهُمْ مِمَّا يَعْلَمُونَ ﴿٣٨﴾

40. ಇಲ್ಲ, ನಾನು ಪೂರ್ವಗಳ ಮತ್ತು ಪಶ್ಚಿಮಗಳ⁸ ಒಡೆಯನ ಆಣೆ ಹಾಕುತ್ತೇನೆ, ಶಕ್ತರಾಗಿದ್ದೇವೆ ನಾವು-

فَلَا أُنسِمُ رَبِّ الْمَشْرِقِ وَالْمَغْرِبِ
إِنَّا لَقَدِيرُونَ ﴿٣٩﴾

41. ಇವರ ಸ್ಥಾನದಲ್ಲಿ ಇವರಿಗಿಂತ ಉತ್ತಮರನ್ನು ತರಲು! ನಮ್ಮನ್ನು ಮೀರಿಸುವವರು ಯಾರೂ ಇಲ್ಲ.

عَلَىٰ أَنْ تُبَدِّلَ خَيْرًا مِّنْهُمْ وَمَا نَحْنُ
بِمَسْبُوقِينَ ﴿٤٠﴾

42. ಆದುದರಿಂದ ಇವರೊಡನೆ ವಾಗ್ಧಾನ ಮಾಡಲಾಗುತ್ತಿರುವ ತಮ್ಮ ಆ ದಿನವನ್ನು ತಲುಪುವ ವರೆಗೂ ಇವರನ್ನು ಇವರ ಅಸಂಬದ್ಧ ಮಾತುಗಳಲ್ಲಿ ಮತ್ತು ಆಟಗಳಲ್ಲಿ ಬಿದ್ದುಕೊಂಡಿರಲು ಬಿಟ್ಟು ಬಿಡಿರಿ.

فَذَرَهُمْ يَخُوضُوا وَيَلْعَبُوا حَتَّىٰ يُلَاقُوا
يَوْمَهُمُ الَّذِي يُوْعَدُونَ ﴿٤١﴾

43. ಅಂದು ಇವರು ತಮ್ಮ ಸಮಾಧಿಗಳಿಂದ ಹೊರಟು- ತಮ್ಮ ವಿಗ್ರಹಾಲಯಗಳ ಕಡೆಗೆ ಓಡುವಂತೆ, ಓಡಿ ಹೋಗುತ್ತಿರುವರು-



يَوْمَ يَخْرُجُونَ مِنَ الْأَجْدَاثِ سِرَاعًا
كَأَنَّهُمْ إِلَىٰ نُصُبٍ يُوفِضُونَ ﴿٤٢﴾

44. ಇವರ ದೃಷ್ಟಿಗಳು ತಗ್ಗಿರುವುವು. ಅಪಮಾನವು ಇವರನ್ನು ಆವರಿಸಿಕೊಂಡಿರುವುದು. ಇವರಿಗೆ ವಾಗ್ಧಾನವೀಯಲಾಗುತ್ತಿರುವ ದಿನ ಅದೇ ಆಗಿದೆ.

خَاشِعَةً أَبْصَارُهُمْ تَرَاهُمْ ذَلِيلًا
ذٰلِكَ الْيَوْمِ الَّذِي كَانُوا يُوعَدُونَ ﴿٤٣﴾

7. ಪ್ರವಾದಿವರ್ಯರ(ಸ) ಸಂದೇಶ ಪ್ರಚಾರ ಮತ್ತು ಕುರ್ಆನ್ ಪಠದ ಸ್ವರ ಕೇಳಿ ಅಪಹಾಸ್ಯ ಮಾಡಲು ಮತ್ತು ಗುಲ್ಲೆಬ್ಬಿಸಲು ನಾಲ್ಕು ಕಡೆಯಿಂದ ಓಡೋಡಿ ಬರುತ್ತಿದ್ದವರ ಕುರಿತು ಈ ಮಾತು ಹೇಳಲಾಗಿದೆ.

8. ಒಂದು ವರ್ಷದ ಅವಧಿಯಲ್ಲಿ ಸೂರ್ಯ ಪ್ರತಿದಿನ ಒಂದು ಹೊಸ ಕೋನದಿಂದ ಉದಯಿಸಿ ಹೊಸ ದಿಕ್ಕಿನಲ್ಲಿ ಅಸ್ತಮಿಸುತ್ತದೆ. ಅಲ್ಲದೆ ಭೂಮಿಯ ವಿವಿಧೆಡೆಗಳಲ್ಲಿ ಸೂರ್ಯ ಬೇರೆ ಬೇರೆ ಅವಧಿಯಲ್ಲಿ ಸರಣಿಯಂತೆ ಉದಯಾಸ್ತಮಾನವಾಗುತ್ತಿರುತ್ತದೆ. ಈ ಆಧಾರದಲ್ಲಿ ಪೂರ್ವ ಮತ್ತು ಪಶ್ಚಿಮ ಒಂದಲ್ಲ ಬದಲಾಗಿ ಅನೇಕವಿದೆ. ಆದ್ದರಿಂದ ಪೂರ್ವಗಳು ಮತ್ತು ಪಶ್ಚಿಮಗಳು ಎಂಬ ಪದ ಪ್ರಯೋಗಿಸಲಾಗಿದೆ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ನಾವು ನೂಹರನ್ನು ಅವರ ಜನಾಂಗದ ಕಡೆಗೆ ರವಾನಿಸಿದೆವು. ಅವರು ತಮ್ಮ ಜನಾಂಗದವರಿಗೆ- ಅವರ ಮೇಲೆ ಒಂದು ವೇದ ನಾಯುಕ್ತ ಯಾತನೆ ಬಂದೆರಗುವುದಕ್ಕೆ ಮುಂಚೆಯೇ- ಎಚ್ಚರಿಕೆ ನೀಡಲೆಂದು.
2. ಅವರು ಹೇಳಿದರು; "ನನ್ನ ಜನಾಂಗದವರೇ, ನಾನು ನಿಮಗಾಗಿ ಓರ್ವ ಸುಸ್ವಪ್ನ, ಎಚ್ಚರಿಕೆ ಕೊಡುವವ(ಸಂದೇಶವಾಹಕ)ನಾಗಿದ್ದೇನೆ.
3. ಅಲ್ಲಾಹನ ಆರಾಧನೆ ಮಾಡಿರಿ, ಅವನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.
4. ಅಲ್ಲಾಹನು ನಿಮ್ಮ ಪಾಪಗಳನ್ನು ಕ್ಷಮಿಸುವನು ಮತ್ತು ನಿಮ್ಮನ್ನು ಒಂದು ನಿಶ್ಚಿತ ಕಾಲದ ವರೆಗೆ ಉಳಿಸುವನು.¹ ವಾಸ್ತವದಲ್ಲಿ ಅಲ್ಲಾಹನು ನಿಶ್ಚಯಿಸಿರುವ ಕಾಲವು ಬಂದು ಬಿಟ್ಟರೆ ಮತ್ತು ಅದನ್ನು ಮುಂದೂಡಲಾಗುವುದಿಲ್ಲ.² ಅಯ್ಯೋ ನಿಮಗಿದು ತಿಳಿದಿರುತ್ತಿದ್ದರೆ!"
5. ಅವರು³ ಹೀಗೆ ಬಿನ್ನವಿಸಿದರು- "ನನ್ನ ಪ್ರಭೂ, ನಾನು ನನ್ನ ಜನಾಂಗದವರನ್ನು ಹಗಲಿರುಳೆನ್ನದೆ ಕರೆದೆನು.

بِسْمِ اللَّهِ الرَّحْمَنِ الرَّحِيمِ

إِنَّا أَرْسَلْنَا نُوحًا إِلَىٰ قَوْمِهِ أَنْ أَنْذِرْ قَوْمَكَ مِنْ قَبْلِ أَنْ يَأْتِيَهُمْ عَذَابٌ أَلِيمٌ

قَالَ يَقَوْمِ إِنِّي كُنْتُ نَذِيرٌ مُّبِينٌ

أَنِ اعْبُدُوا اللَّهَ وَاتَّقُوهُ وَأَطِيعُوا أَمْرًا

يَغْفِرُ لَكُمْ مِنْ ذُنُوبِكُمْ وَيُخَذِّبْكُمْ إِلَىٰ آجَلٍ مُّسَمًّى إِنَّ آجَلَ اللَّهِ إِذَا جَاءَ لَا يُؤَخَّرُ لَوْ كُنْتُمْ تَعْلَمُونَ

قَالَ رَبِّ إِنِّي دَعَوْتُ قَوْمِي لَبِئْسَ وَنَهَائًا

1. ಅರ್ಥಾತ್- ನೀವು ಈ ಮೂರು ವಿಷಯಗಳನ್ನು ಸಮೃತ್ತಿಸಿದರೆ ಅಲ್ಲಾಹನು ನಿಗದಿಪಡಿಸಿರುವ ನೈಸರ್ಗಿಕ ಮರಣದ ತನಕದ ಅವಧಿಯಲ್ಲಿ ನಿಮಗೆ ಜೀವಿಸುವ ಅವಕಾಶ ನೀಡಲಾಗುವುದು.
2. ಇಲ್ಲಿ ಎರಡನೆಯ ಬಾರಿ ಪ್ರಸ್ತಾಪಿಸಲಾಗಿರುವ 'ಕಾಲ'ವೆಂದರೆ ಅಲ್ಲಾಹನು ಯಾವುದೇ ಜನಾಂಗದ ಮೇಲೆ ಯಾತನೆ ಎರಗಿಸಲು ನಿಗದಿಪಡಿಸಿರುವ ಕಾಲ. ಯಾವುದೇ ಜನಾಂಗದ ಮೇಲೆ ಯಾತನೆ ಎರಗಿಸುವ ತೀರ್ಮಾನವಾಗಿ ಬಿಟ್ಟರೆ ನಂತರ ಅವರು ವಿಶ್ವಾಸ ಸ್ವೀಕರಿಸಿದರೂ ಅವರನ್ನು ಕ್ಷಮಿಸಲಾಗುವುದಿಲ್ಲ ಎಂಬ ವಿಷಯವನ್ನು ಪವಿತ್ರ ಕುರ್ಆನಿನ ವಿವಿಧೆಡೆಗಳಲ್ಲಿ ಅತ್ಯಂತ ಸ್ಪಷ್ಟವಾಗಿ ಸಾರಲಾಗಿದೆ.
3. ನಡುವೆ ಸುದೀರ್ಘ ಕಾಲದ ಇತಿಹಾಸವನ್ನು ಬಿಟ್ಟು ಹ. ನೂಹ್(ಅ) ತಮ್ಮ ಪ್ರವಾದಿತ್ವದ ಕೊನೆಯ ಘಟ್ಟದಲ್ಲಿ ಅಲ್ಲಾಹನ ಮುಂದಿಟ್ಟ ಮನವಿಯನ್ನು ಇಲ್ಲಿ ಪ್ರಸ್ತಾಪಿಸಲಾಗುತ್ತಿದೆ.

6. ಆದರೆ ನನ್ನ ಕರೆಯು ಅವರ ಪಲಾಯನವನ್ನು ಮಾತ್ರ ಹೆಚ್ಚಿಸಿತು. ﴿قَلَّمَ يَزِدُّهُمْ دُعَاءِي إِلَّا فِرَارًا﴾
7. ನೀನು ಅವರನ್ನು ಕ್ಷಮಿಸುವಂತಾಗಲೆಂದು ನಾನು ಅವರನ್ನು ಕರೆದಾಗಲೆಲ್ಲ ಅವರು ಕಿವಿಗಳಲ್ಲಿ ಬೆರಳುಗಳನ್ನು ತುರುಕಿಸಿ ಕೊಂಡರು, ತಮ್ಮ ವಸ್ತ್ರಗಳಿಂದ ಮುಖಮುಚ್ಚಿ ಕೊಂಡರು,⁴ ಹಠಮಾರಿತನ ತೋರಿದರು ಮತ್ತು ಭಾರೀ ಅಹಂಭಾವ ತೋರಿಸಿದರು. ﴿رَأَيْتُ كَلِمًا دَعَوْتُهُمْ لِتَغْفِرَ لَهُمْ جَعَلُوا أَصَابِعَهُمْ فِي آذَانِهِمْ وَاسْتَغْشَوْا ثِيَابَهُمْ وَأَصْرُوا وَآصَرُوا وَاسْتَكْبَرُوا وَاسْتَكْبَرُوا﴾
8. ತರುವಾಯ ನಾನು ಅವರಿಗೆ ಬಹಿರಂಗವಾಗಿ ಕರೆ ಕೊಟ್ಟೆನು, ﴿ثُمَّ إِنِّي دَعَوْتُهُمْ جِهَارًا﴾
9. ಅನಂತರ ನಾನು ಘಂಟಾಘೋಷವಾಗಿ ಧರ್ಮಾಹ್ವಾನ ನೀಡಿದೆನು ಮತ್ತು ರಹಸ್ಯವಾಗಿಯೂ ಸಮಚಾಯಿಸಿದೆನು- ﴿ثُمَّ إِنِّي أَعْلَنْتُ لَهُمْ وَأَسْرَرْتُ لَهُمْ إِسْرَارًا﴾
10. ನಾನು (ಹೀಗೆ) ಹೇಳಿದೆನು: ನಿಮ್ಮ ಪ್ರಭುವಿನೊಡನೆ ಕ್ಷಮಾಯಾಚನೆ ಮಾಡಿರಿ. ಖಂಡಿತವಾಗಿಯೂ ಅವನು ಮಹಾಕ್ಷಮಾಶೀಲನಾಗಿ ದ್ದಾನೆ- ﴿قُلْتُ اسْتَغْفِرُوا رَبَّكُمْ إِنَّهُ كَانَ غَفَّارًا﴾
11. ಅವನು ನಿಮ್ಮ ಮೇಲೆ ಆಕಾಶದಿಂದ ಧಾರಾಳವಾಗಿ ಮಳೆ ಸುರಿಸುವನು, ﴿يُرْسِلِ السَّمَاءَ عَلَيْكُمْ مِدْرَارًا﴾
12. ನಿಮಗೆ ಸೊತ್ತು ಸಂತಾನಗಳನ್ನು ದಯಪಾಲಿಸುವನು, ನಿಮಗಾಗಿ ಉದ್ಯಾನಗಳನ್ನು ಸೃಷ್ಟಿಸುವನು ಮತ್ತು ನಿಮಗಾಗಿ ಕಾಲುನೆಲಗಳನ್ನು ಹರಿಸುವನು. ﴿وَيُضِدُّكُمْ بِأَمْوَالٍ وَأَبْنٍ وَيَجْعَلْ لَكُمْ جَنَّاتٍ وَيَجْعَلْ لَكُمْ أَنْهَارًا﴾
13. ನೀವು ಅಲ್ಲಾಹನ ಬಗ್ಗೆ ಯಾವುದೇ ಪ್ರತಿಷ್ಠೆಯನ್ನು ನಿರೀಕ್ಷಿಸ ದಿರಲು, ನಿಮಗೇನಾಗಿದೆ?⁵ ﴿مَا لَكُمْ لَا تَرْجُونَ لِلَّهِ وَقَارًا﴾

4. ಅವರಿಗೆ ಹ. ನೂಹ್(ಅ) ಮಾತು ಕೇಳುವುದಂತಿರಲಿ, ಅವರ ಮುಖ ನೋಡುವುದೂ ಇಷ್ಟವಿರಲಿಲ್ಲ ಎಂಬ ಕಾರಣಕ್ಕಾಗಿ ಅವರು ಮುಖ ಮುಚ್ಚಿಕೊಳ್ಳುತ್ತಿರಬಹುದು ಅಥವಾ ಅವರ ಮುಂದಿನಿಂದ ಮುಖ ಮರೆಸಿಕೊಂಡು ಹೊರಟು ಹೋಗಿರಬೇಕು. ಹೀಗೆ ಅವರು ನಮ್ಮ ಗುರುತು ಹಿಡಿದು ಮಾತನಾಡುವ ಪ್ರಮೇಯವೇ ಎದುರಾಗಬಾರದು ಎಂಬ ಉದ್ದೇಶದಿಂದ ಅವರು ಇಂತಹ ಕೆಲಸ ಮಾಡುತ್ತಿದ್ದಿರಬಹುದು.
5. ಲೋಕದ ಸಣ್ಣ ಸಣ್ಣ ಸರದಾರರು ಮತ್ತು ಧನಿಕರ ಬಗ್ಗೆಯೂ ಅವರ ಘನತೆಗೆ ವಿರುದ್ಧವಾದ ಯಾವುದೇ ಕೆಲಸ ಮಾಡುವುದು ಅಪಾಯಕರವೆಂದು ನೀವು ಭಾವಿಸುತ್ತೀರಿ. ಆದರೆ ಲೋಕದೊಡೆಯನೂ ಅತ್ಯಂತ ಘನತರವಾದ ಅಸ್ತಿತ್ವವನ್ನು ಹೊಂದಿದ್ದಾನೆಂದು ನೀವು ಕಲ್ಪಿಸುವುದಿಲ್ಲ. ಅವನ ವಿರುದ್ಧ ನೀವು ಬಂಡಾಯವೆಸಗುತ್ತೀರಿ. ಅವನ ದೇವತ್ವದಲ್ಲಿ ಇತರರನ್ನು ಭಾಗೀದಾರರನ್ನಾಗಿ ನಿಶ್ಚಯಿಸುತ್ತೀರಿ. ಅವನ ಆದೇಶಗಳನ್ನು ಉಲ್ಲಂಘಿಸುತ್ತೀರಿ. ಇದರಿಂದ ದೇವನು ನಿಮ್ಮನ್ನು ಶಿಕ್ಷಿಸಬಹುದೆಂಬ ಶಂಕೆಯೂ ನಿಮ್ಮನ್ನು ಕಾಡುವುದಿಲ್ಲ.

14. ಅವನಂತು ನಿಮ್ಮನ್ನು ವಿವಿಧ ಹಂತಗಳಲ್ಲಿ ಸೃಷ್ಟಿಸಿರುವನು.⁶ وَقَدْ خَلَقَكُمْ أَطْوَارًا ۝
15. ಅಲ್ಲಾಹನು ಸಪ್ತಗನಗಳನ್ನು ಅಂತಸ್ತು ಅಂತಸ್ತುಗಳಾಗಿ ಹೇಗೆ ಸೃಷ್ಟಿಸಿದನು ಎಂಬುದನ್ನು- أَلَمْ تَرَوْا كَيْفَ خَلَقَ اللَّهُ سَبْعَ سَمَوَاتٍ طِبَاقًا ۝
16. ಮತ್ತು ಅವುಗಳಲ್ಲಿ ಚಂದ್ರನನ್ನು ಬೆಳಕಾಗಿಯೂ ಸೂರ್ಯನನ್ನು ದೀಪವಾಗಿಯೂ ಮಾಡಿರುವನೆಂಬುದನ್ನು. وَجَعَلَ الْقَمَرَ فِيهِنَّ نُورًا وَجَعَلَ الشَّمْسَ سِرَاجًا ۝
17. ಅಲ್ಲಾಹನು ನಿಮ್ಮನ್ನು ಭೂಮಿಯಿಂದ ವಿಚಿತ್ರ ರೀತಿಯಲ್ಲಿ ಬೆಳೆಸಿದನು.⁷ وَاللَّهُ أَنْتَبَكُمْ مِنَ الْأَرْضِ نَبَاتًا ۝
18. ಮುಂದೆ ಅವನು ನಿಮ್ಮನ್ನು ಪುನಃ ಇದೇ ಭೂಮಿಗೆ ಮರಳಿಸುವನು ಮತ್ತು ಇದರಿಂದ ಒಮ್ಮೆಲೇ ನಿಮ್ಮನ್ನು ಹೊರತೆಗೆಯುವನು. ثُمَّ يُعِيدُكُمْ فِيهَا وَيُخْرِجُكُمْ إِخْرَاجًا ۝
19. ಮತ್ತು ಅಲ್ಲಾಹನು ಭೂಮಿಯನ್ನು ನಿಮಗಾಗಿ ಹಾಸುಗೆಯನ್ನಾಗಿ ಮಾಡಿದನು- وَاللَّهُ جَعَلَ لَكُمْ الْأَرْضَ بِسَاطًا ۝
20. ನೀವು ಇದರಲ್ಲಿ ವಿಶಾಲವಾದ ಮಾರ್ಗಗಳಲ್ಲಿ ನಡೆಯುವಂತಾಗಲು." لَتَسْلُكُوا مِنْهَا سُبُلًا وَجَابِغًا ۝
21. ನೂಹರು ಹೇಳಿದರು- "ನನ್ನ ಪ್ರಭೂ, ಇವರು ನನ್ನ ಮಾತನ್ನು ತಿರಸ್ಕರಿಸಿದರು ಮತ್ತು ಸಂಪತ್ತು ಹಾಗೂ ಸಂತಾನಗಳನ್ನು ಪಡೆದು ಇನ್ನಷ್ಟು ನಷ್ಟಕ್ಕೊಳಗಾಗಿರುವವರನ್ನು (ಸರದಾರರನ್ನು) ಅನುಸರಿಸಿದರು. قَالَ نُوحٌ رَبِّ إِنَّهُمْ عَصَوْنِي وَاتَّبَعُوا مَنْ لَمْ يَزِدْهُ مَالَهُ وَوَلَدَهُ إِلَّا خَسَارًا ۝
22. ಇವರು ಬಹುದೊಡ್ಡ ಮೋಸದ ಜಾಲವನ್ನು ಹರಡಿಟ್ಟಿದ್ದಾರೆ. وَمَكْرُومًا مَكْرًا كِبِيرًا ۝
23. ಇವರು, "ಎಷ್ಟು ಮಾತ್ರಕ್ಕೂ ನಿಮ್ಮ ಆರಾಧ್ಯರನ್ನು ತ್ಯಜಿಸಬೇಡಿರಿ. ವದ್ಲ್, ಸುವಾಲ್, ಯಗೂಸ್, ಯಊಕ್ ಮತ್ತು ನಸ್ಗಳನ್ನು ಬಿಡಬೇಡಿರಿ"- ಎಂದು ಹೇಳಿದರು.⁸ وَقَالُوا لَا تَدْرِينِ الْهَيْتَكُمْ وَلَا تَذْرِينِ وَذَا وَلَا سَوَاعِمًا وَلَا يَكُونُ وَيَعُوقُ وَسَرَائِ ۝

6. ಅರ್ಥಾತ್- ಸೃಷ್ಟಿಯ ವಿವಿಧ ಹಂತ ಮತ್ತು ಸ್ವರೂಪಗಳ ಮೂಲಕ ದಾಟಿಸಿ ನಿಮ್ಮನ್ನು ಈಗಿನ ಸ್ಥಿತಿಗೆ ತಂದಿದ್ದಾನೆ.
7. ಇಲ್ಲಿ ಭೂಮಿಯ ಅಂಶಗಳಿಂದ ಮಾನವನನ್ನು ಸೃಷ್ಟಿಸಿರುವುದನ್ನು ಸಸ್ಯಗಳ ಉಗಮಕ್ಕೆ ಹೋಲಿಸಲಾಗಿದೆ. ಯಾವ ರೀತಿ ಸಸ್ಯಗಳೇ ಇಲ್ಲದಿದ್ದ ಈ ಭೂಮುಖದಲ್ಲಿ ಅಲ್ಲಾಹನು ಅದನ್ನು ಬೆಳೆಸಿದನೋ ಅದೇ ರೀತಿ ಭೂಮಿಯಲ್ಲಿ ಮಾನವ ಅಸ್ತಿತ್ವವೇ ಇಲ್ಲದಿದ್ದ ಒಂದು ಕಾಲವಿತ್ತು. ಅನಂತರ ಅಲ್ಲಾಹನು ಇಲ್ಲಿ ಮಾನವನ ಕೃಷಿ ಮಾಡಿದನು.
8. ಇಲ್ಲಿ ನೂಹ್‌ರ(ಅ) ಸಮುದಾಯದ ಆರಾಧ್ಯರುಗಳ ವೈಕಿ, ತದನಂತರ ಅರೇಬಿಯಾದ ನಿವಾಸಿಗಳೂ ಪೂಜಿಸಲಾರಂಭಿಸಿದ್ದ ಆರಾಧ್ಯರುಗಳ ಹೆಸರೆತ್ತಲಾಗಿದೆ. ಇಸ್ಲಾಮಿನ ಆರಂಭದ ವೇಳೆ ಅಲ್ಲಲ್ಲಿ ಅವುಗಳ ಮಂದಿರಗಳಿದ್ದುವು.

24. ಇವರು ಅನೇಕ ಮಂದಿಯನ್ನು ದಾರಿಗಡಿಸಿದ್ದಾರೆ ಮತ್ತು ನೀನೂ ಈ ಅಕ್ರಮಿಗಳಿಗೆ ಪಥಭ್ರಷ್ಟತೆಯ ವಿನಾ ಇನ್ನಾವ ವಿಷಯ ದಲ್ಲಿಯೂ ಅಭಿವೃದ್ಧಿ ನೀಡಬೇಡ."೧

وَقَدْ أَصَلُوا كَثِيرًا ۖ وَلَا تَزِدِ
الظَّالِمِينَ إِلَّا ضَلَالًا ﴿١٩﴾

25. ತಮ್ಮ ಅಪರಾಧಗಳ ಕಾರಣದಿಂದಾಗಿಯೇ ಅವರು ಮುಳುಗಿಸಲ್ಪಟ್ಟರು ಮತ್ತು ಅಗ್ನಿಗೆ ತಳ್ಳಲ್ಪಟ್ಟರು. ಅನಂತರ ಅವರಿಗೆ, ತಮ್ಮನ್ನು ಅಲ್ಲಾಪನಿಂದ ರಕ್ಷಿಸಬಲ್ಲ ಸಹಾಯಕನಾರೂ ಸಿಗಲಿಲ್ಲ.

مِمَّا خَطِيئَتِهِمْ أُغْرِقُوا فَأُدْخِلُوا
نَارًا ۖ قَلِمًا يَجِدُوا أَنَّهُمْ مِن دُونِ
اللَّهِ أَنصَارًا ﴿٢٠﴾

26. ಮತ್ತು ನೂಹರು ಹೀಗೆಂದರು- "ನನ್ನ ಪ್ರಭೂ, ಈ ಸತ್ಯನಿಷೇಧಿಗಳ ಪೈಕಿ ಯಾರನ್ನೂ ಭೂಮಿಯ ಮೇಲೆ ನೆಲೆಸಲು ಬಿಡಬೇಡ.

وَقَالَ نُوحٌ رَبِّ لَا تَذَرْنِي عَلَى الْأَرْضِ
مِنَ الْكَافِرِينَ ۖ ذَيِّبًا ﴿٢١﴾



27. ನೀನು ಇವರನ್ನು ಹಾಗೆ ಬಿಟ್ಟರೆ, ಇವರು ನಿನ್ನ ದಾಸರನ್ನು ದಾರಿ ಗೆಡಿಸುವರು. ಇವರ ಸಂತತಿಯಲ್ಲಿ ಹುಟ್ಟುವ ಪ್ರತಿಯೊಬ್ಬನೂ ದುರಾಚಾರಿ ಮತ್ತು ಘೋರ ಸತ್ಯನಿಷೇಧಿಯೇ ಆಗುವನು.

إِنَّكَ إِن تَذَرَهُمْ يُضِلُّوا عِبَادَكَ
وَلَا يَلِدُوا إِلَّا فِاجِرًا كَفَّارًا ﴿٢٢﴾

28. ನನ್ನ ಪ್ರಭೂ, ನನ್ನನ್ನು, ನನ್ನ ಮಾತಾಪಿತರನ್ನು, ಸತ್ಯವಿಶ್ವಾಸಿಯಾಗಿ ನನ್ನ ಮನೆಗೆ ಪ್ರವೇಶಿಸಿದ ಪ್ರತಿಯೊಬ್ಬನನ್ನು ಮತ್ತು ಎಲ್ಲ ಸತ್ಯ ವಿಶ್ವಾಸಿ ಸ್ತ್ರೀ-ಪುರುಷರನ್ನು ಕ್ಷಮಿಸಿಬಿಡು ಮತ್ತು ಅಕ್ರಮಿಗಳಿಗೆ ವಿನಾಶದ ಹೊರತು ಇನ್ನೇನನ್ನೂ ವೃದ್ಧಿಸಬೇಡ".

رَبِّ اغْفِرْ لِي وَلِوَالِدَيَّ وَلِلْمَنْ
دَخَلَ بَيْتِي مُؤْمِنًا ۖ وَالْمُؤْمِنِينَ
وَالْمُؤْمِنَاتِ ۖ وَلَا تَزِدِ الظَّالِمِينَ إِلَّا تَبَارًا ﴿٢٣﴾

9. ಹ. ನೂಹ್(ಅ) ಅಸಹನೆಯಿಂದ ಈ ಶಾಪ ಹಾಕಿರಲಿಲ್ಲ. ನೂರಾರು ವರ್ಷಗಳ ಕಾಲ ಸಂದೇಶ ಪ್ರಚಾರ ಮಾಡಿ ತಮ್ಮ ಸಮುದಾಯದಿಂದ ಸಂಪೂರ್ಣ ಬೇಸತ್ತು ಹೋದ ಬಳಿಕ ಅವರ ಬಾಯಿಯಿಂದ ಈ ಶಾಪ ಹೊರಟಿತ್ತು.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನ್ವಿತನೂ ಆದ ಅಲ್ಲಾಹನ ನಾಮದಿಂದ

1. ಸಂದೇಶವಾಹಕರೇ, ಹೇಳಿರಿ- ನನ್ನ ಕಡೆಗೆ 'ದಿವ್ಯವಾಣಿ' ಮಾಡಲಾಗಿದೆ (ಏನೆಂದರೆ)- ಯಕ್ಷಗಳ ಒಂದು ತಂಡವು ಶ್ರದ್ಧೆಯಿಂದ ಆಲಿಸಿತು.¹ ತರುವಾಯ (ತನ್ನ ಜನಾಂಗದ ಬಳಿಗೆ ಹೋಗಿ) ಹೀಗೆ ಹೇಳಿತು- "ನಾವು ಒಂದು ಅತ್ಯದ್ಭುತ ಕುರ್ಆನನ್ನು ಆಲಿಸಿದ್ದೇವೆ.
2. ಅದು ಸನ್ಮಾರ್ಗದ ಕಡೆಗೆ ಮಾರ್ಗದರ್ಶನ ಮಾಡುತ್ತದೆ. ಆದುದರಿಂದ ನಾವು ಅದರ ಮೇಲೆ ವಿಶ್ವಾಸವಿರಿಸಿದವು ಮತ್ತು ನಾವಿನ್ನು ಎಷ್ಟು ಮಾತ್ರಕ್ಕೂ ನಮ್ಮ ಪ್ರಭುವಿನೊಂದಿಗೆ ಯಾರನ್ನೂ ಸಹ ಭಾಗಿಯಾಗಿ ಮಾಡಲಾರೆವು."
3. ಅಲ್ಲದೆ, "ನಮ್ಮ ಪ್ರಭುವಿನ ಪ್ರತಿಷ್ಠೆಯು ಅತ್ಯುನ್ನತವಾಗಿದೆ. ಅವನು ಯಾರನ್ನೂ ತನ್ನ ಪತ್ನಿ ಅಥವಾ ಪುತ್ರನಾಗಿ ಮಾಡಿಕೊಂಡಿಲ್ಲ."
4. ಅಲ್ಲದೆ, "ನಮ್ಮಲ್ಲಿನ ತಿಳಿಗೇಡಿಗಳು² ಅಲ್ಲಾಹನ ವಿಷಯದಲ್ಲಿ ಘೋರ ಅಸತ್ಯವನ್ನು ಹೇಳುತ್ತಿರುತ್ತಾರೆ."

بِسْمِ اللَّهِ الرَّحْمَنِ الرَّحِيمِ

قُلْ أُوحِيَ إِلَيَّ أَنَّهُ اسْتَمَعَ نَفَرٌ مِّنَ الْجِنِّ فَقَالُوا إِنَّا سَمِعْنَا قُرْآنًا عَجَبًا ۝

يَهْدِي إِلَى الرُّشْدِ فَآمَنَّا بِهِ ۗ وَكُنْ شُكْرًا بِرَبِّنَا أَحَدًا ۝

وَآلَهُ تَعَلَىٰ جَدُّ رَبِّنَا مَا اتَّخَذَ صَاحِبَةً وَلَا وَلَدًا ۝

وَآلَهُ كَانَ يَقُولُ سَفِيهُنَا عَلَى اللَّهِ شَطَطًا ۝

1. ಇದರಿಂದ ವ್ಯಕ್ತವಾಗುವುದೇನೆಂದರೆ, ಆ ಸಂದರ್ಭದಲ್ಲಿ ಪ್ರವಾದಿವರ್ಯರಿಗೆ(ಸ) ಜಿನ್ನಾ(ಯಕ್ಷ)ಗಳು ಕಾಣಿಸುತ್ತಿರಲಿಲ್ಲ. ಅವರು ಕುರ್ಆನ್ ಕೇಳುತ್ತಿದ್ದರೆಂದೂ ಅವರಿಗೆ ತಿಳಿದಿರಲಿಲ್ಲ. ಅನಂತರ ದಿವ್ಯವಾಣಿಯ ಮೂಲಕ ಅಲ್ಲಾಹನು ಅವರಿಗೆ ಈ ಘಟನೆಯ ಸುದ್ದಿ ತಲುಪಿಸಿದನು. ಹ.ಅಬ್ದುಲ್ಲಾ ಬಿನ್ ಅಬ್ದಾಸ್ ಕೂಡ ಈ ಘಟನೆಯ ಬಗ್ಗೆ ಸೃಷ್ಟಿಕರಣ ನೀಡುತ್ತಾ ಹೀಗೆನ್ನುತ್ತಾರೆ, "ಪ್ರವಾದಿವರ್ಯರು(ಸ) ಜಿನ್ನಾಗಳ ಮುಂದೆ ಕುರ್ಆನ್ ಓದಿರಲಿಲ್ಲ ಮತ್ತು ಅವರನ್ನು ನೋಡಿರಲಿಲ್ಲ" (ಮುಸ್ಲಿಮ್, ತಿರ್ಮಿದಿ, ಮುಸ್ನದ್ ಅಹ್ಮದ್, ಇಬ್ನುಜಬೀರ್)
2. ಮೂಲದಲ್ಲಿ 'ಸಫೀಹುನಾ' ಎಂಬ ಪದ ಪ್ರಯೋಗವಾಗಿದೆ. ಈ ಪದವನ್ನು ಒಬ್ಬ ವ್ಯಕ್ತಿಗೂ ಅಂತೆಯೇ ಒಂದು ಸಮೂಹಕ್ಕೂ ಪ್ರಯೋಗಿಸಬಹುದಾಗಿದೆ. ಇದನ್ನು ತಿಳಿಗೇಡಿ ವ್ಯಕ್ತಿ ಎಂದು ಅರ್ಥೈಸುವುದಾದರೆ ಈ ಪದ 'ಇಬ್ನುಸ್'ಗೆ ಅನ್ವಯವಾಗುವುದು. ಇದನ್ನು ಒಂದು ಸಮೂಹ ಎಂದು ಕಲ್ಪಿಸುವುದಾದರೆ ಜಿನ್ನಾಗಳ ಪೈಕಿಯ ಮೂರ್ಖ ಮತ್ತು ಬುದ್ಧಿಹೀನರಾದ ಅನೇಕರು ಈ ಮಾತು ಹೇಳುತ್ತಿದ್ದರು ಎಂದಾಗುತ್ತದೆ.

5. ಅಲ್ಲದೆ, "ಮಾನವರು ಮತ್ತು ಯಕ್ಷಗಳು ಅಲ್ಪಾಹನ ವಿಷಯದಲ್ಲಿ ಎಂದೂ ಸುಳ್ಳು ಹೇಳಲಾರರೆಂದು ನಾವು ಭಾವಿಸಿಕೊಂಡಿದ್ದೆವು."

وَ أَتَاكُمُنَّ أَنْ كُنْتُمْ قُلُوبَ الْإِنْسِ
وَ الْجِنِّ عَلَى اللَّهِ كَذِبًا ۝

6. ಅಲ್ಲದೆ, "ಮಾನವರ ಪೈಕಿ ಕೆಲವರು ಯಕ್ಷಗಳ ಪೈಕಿ ಕೆಲವರ ಅಭಯ ಯಾಚಿಸುತ್ತಿದ್ದರು. ಹೀಗೆ ಅವರು ಯಕ್ಷಗಳ ಆಹಂಕಾರವನ್ನು ಇನ್ನಷ್ಟು ಹೆಚ್ಚಿಸಿದರು."

وَ أَنْبَاءُ كَانَتْ رِجَالٌ مِّنَ الْإِنْسِ يَعُوذُونَ
بِرِجَالٍ مِّنَ الْجِنِّ فَزَادُوهُمْ رَهَقًا ۝

7. ಅಲ್ಲದೆ, "ಮಾನವರು ಕೂಡಾ ನಿಮ್ಮಂತೆಯೇ ಅಲ್ಪಾಹನು ಯಾರನ್ನೂ ಸಂದೇಶವಾಹಕನಾಗಿ ಕಳುಹಿಸುವುದಿಲ್ಲವೆಂದು ಭಾವಿಸಿಕೊಂಡಿದ್ದರು."

وَ أَنَّهُمْ طَنُوا كَمَا طَنْتُمْ أَنْ كُنْتُمْ
يَبْعَثُ اللَّهُ أَحَادًا ۝

8. ಅಲ್ಲದೆ, "ನಾವು ಆಕಾಶವನ್ನು ಹುಡುಕಾಡಿದಾಗ, ಅದು ಕಾವಲು ಗಾರರಿಂದ ತುಂಬಿರುವುದನ್ನು ಮತ್ತು ಉಲೈಗಳ ಮಳೆ ಸುರಿಯುತ್ತಿರುವುದನ್ನು ಕಂಡೆವು-"

وَ أَتَاكُمُنَّ السَّمَاءَ فَوَجَدْتُمْ فِيهَا
مُلَكًا مَّوَدَّكُمْ وَ شُهُبًا ۝

9. ಅಲ್ಲದೆ, "ಹಿಂದೆ ನಾವು ಕದ್ದಾಲಿಸಲಿಕ್ಕಾಗಿ ಆಕಾಶದಲ್ಲಿ ಕೂರಲು ಸ್ಥಳ ಪಡೆಯುತ್ತಿದ್ದೆವು. ಆದರೆ ಈಗ ಕದ್ದಾಲಿಸಲು ಪ್ರಯತ್ನಿಸುವವನು ತನಗಾಗಿ ಒಂದು ಉಲೈಯು ಹೊಂಚು ಹಾಕುತ್ತಿರುವುದನ್ನು ಕಾಣುತ್ತಾನೆ-"

وَ أَتَاكُمُنَّ نَفَعًا مِنْهَا مَقَاعِدَ لِلْسَّمْعِ
فَمَنْ يَسْتَمِعِ الْآنَ يَجِدْ لَهُ
شَهَابًا رَّصَدًا ۝

10. ಅಲ್ಲದೆ, "ಭೂಮಿಯ ನಿವಾಸಿಗಳೊಂದಿಗೆ ಏನಾದರೂ ಕೆಟ್ಟ ವ್ಯವಹಾರ ಮಾಡಲು ನಿರ್ಧರಿಸಲಾಗಿದೆಯೋ ಅಥವಾ ಅವರ ಪ್ರಭುವು ಅವರಿಗೆ ಸನ್ಮಾರ್ಗವನ್ನು ತೋರಿಸ ಬಯಸಿರುವನೋ ಎಂಬುದು ನಮಗೆ ಅರ್ಥವಾಗುತ್ತಿರಲಿಲ್ಲ."³

وَ أَتَاكُمُنَّ نَدْرًا أَمْ آتَاكُمْ
رِيشًا ۝

11. ಅಲ್ಲದೆ, "ನಮ್ಮಲ್ಲಿ ಕೆಲವರು ಸಜ್ಜನರಿದ್ದಾರೆ ಮತ್ತು ಕೆಲವರು ಅದಕ್ಕಿಂತ ಕೆಳಮಟ್ಟದವರಾಗಿದ್ದಾರೆ. ನಾವು ನಾನಾ ಪದ್ಧತಿಗಳಲ್ಲಿ ಹರಿಹಂಚಿ ಹೋಗಿದ್ದೇವೆ-

وَ أَتَاكُمُنَّ الصُّلِحُونَ وَ مِنَّا
ذُلٌّ ۝

12. ಅಲ್ಲದೆ, ನಾವು ಭೂಮಿಯಲ್ಲಿಯೂ ಅಲ್ಪಾಹನನ್ನು ಸೋಲಿಸಲಾರವು ಮತ್ತು ಓಡಿ ಹೋಗಿಯೂ ಅವನನ್ನು ಸೋಲಿಸಲಾರವು ಎಂದು ನಾವು ತಿಳಿದು ಕೊಂಡಿದ್ದೆವು."⁴

وَ أَتَاكُمُنَّ أَنْ كُنْتُمْ تُعْجِزُ اللَّهُ فِي
الْأَرْضِ وَ كُنْتُمْ تُعْجِزُهُ هَرَبًا ۝

3. ಇದರಿಂದ ತಿಳಿದು ಬರುವುದೇನೆಂದರೆ ಈ ಜಿನ್ನೆಗಳು ಭೂಮಿಯಲ್ಲಿ ಅಂತಹ ಯಾವ ಘಟನೆ ಸಂಭವಿಸಿದೆ, ಅದಾವ ಸುದ್ದಿಯನ್ನು ಗೊಪ್ಪವಾಗಿಡಲಿಕ್ಕಾಗಿ ಗಗನ ಲೋಕದಲ್ಲಿ ಯಾವುದೇ ವಿಷಯವನ್ನು ಕದ್ದು ಕೇಳಲು ಆಸ್ಯದವೇ ಇಲ್ಲದಂತಹ ವ್ಯವಸ್ಥೆ ಮಾಡಲಾಗಿದೆ, ಗಗನ ಲೋಕದ ಯಾವ ದಿಕ್ಕಿಗೆ ಹೋದರೂ ಯಾಕೆ ನಮ್ಮನ್ನು ಹೊಡೆದೋಡಿಸಲಾಗುತ್ತಿದೆ- ಎಂದು ಆಕಾಶದ ಈ ಸ್ವರೂಪವನ್ನು ಕಂಡು ಅವರು ಸತ್ಯವನ್ನರಸುತ್ತಾ ಹೊರಟಿದ್ದರು.

13. ಅಲ್ಲದೆ, "ನಾವು ಸನ್ಮಾರ್ಗದ ಬೋಧನೆಯನ್ನು ಕೇಳಿದಾಗ ಅದರ ಮೇಲೆ ವಿಶ್ವಾಸವಿರಿಸಿದೆವು. ಇನ್ನು ತನ್ನ ಪ್ರಭುವಿನ ಮೇಲೆ ಯಾರು ವಿಶ್ವಾಸವಿರಿಸುವನೋ ಅವನಿಗೆ ಯಾವುದೇ ಹಕ್ಕುಚ್ಯುತಿ ಅಥವಾ ಅನ್ಯಾಯದ ಭಯವಿರಲಾರದು."

وَ إِنَّا لَمَّا سَمِعْنَا الْهُدَىٰ أٰمَنَّا بِهِ ۗ
فَمَنْ يُؤْمِرْ مِنْ رَبِّيۥ فَلَا يَخَافُ
بَحْسًا وَلَا رَهَقًا ۝

14. ಅಲ್ಲದೆ, "ನಮ್ಮಲ್ಲಿ ಕೆಲವು ಮುಸ್ಲಿಮರು (ಅಲ್ಲಾಹನಿಗೆ ವಿಧೇಯರಾದವರು) ಇದ್ದಾರೆ, ಇನ್ನು ಕೆಲವರು ಸತ್ಯದಿಂದ ವಿಮುಖರಾಗಿದ್ದಾರೆ. ಇಸ್ಲಾಮನ್ನು (ಅಜ್ಞಾಪಾಲನೆಯ ಮಾರ್ಗವನ್ನು) ಸ್ವೀಕರಿಸಿಕೊಂಡವರು ಮೋಕ್ಷ ಮಾರ್ಗವನ್ನು ಕಂಡು ಕೊಂಡರು-

وَ إِنَّا مِنَّا الْمُسْلِمُونَ وَمِنَّا الْقَٰسِطُونَ
۝ فَمَنْ أَسْلَمَ فَأُولَٰئِكَ تَحَرَّوْا رَشَدًا ۝

15. ಮತ್ತು ಸತ್ಯದಿಂದ ವಿಮುಖರಾದವರು ನರಕದ ಇಂಧನವಾಗುವರು-"⁵

وَ أَكْفَا الْقَٰسِطُونَ فَكَانُوا لِجَهَنَّمَ حَطَبًا ۝

16. (ಸಂದೇಶವಾಹಕರೇ, ನನಗೆ ಹೀಗೆಯೂ 'ದಿವ್ಯಬೋಧನೆ' ಮಾಡಲಾಗಿದೆಯೆಂದು ಹೇಳಿರಿ:) ಜನರು ಸನ್ಮಾರ್ಗದಲ್ಲಿ ಸ್ಥಿರಚಿತ್ತರಾಗಿ ನಡೆಯುತ್ತಿದ್ದರೆ, ನಾವು ಅವರನ್ನು ಜಲಸಮೃದ್ಧರನ್ನಾಗಿ ಮಾಡಿ ಬಿಡುತ್ತಿದ್ದೆವು-

وَ أَنْ لَّوِ اسْتَقَامُوا عَلَى الطَّرِيقَةِ
لَأَسْقَيْنَهُمْ مَّاءً غَدَقًا ۝

17. ಈ ಅನುಗ್ರಹದ ಮೂಲಕ ಅವರನ್ನು ಪರೀಕ್ಷಿಸಲಿಕ್ಕಾಗಿ. ಇನ್ನು ಯಾರು ತನ್ನ ಪ್ರಭುವಿನ ಸ್ಮರಣೆಯಿಂದ ವಿಮುಖನಾಗುವನೋ, ಅವನನ್ನು ಅವನ ಪ್ರಭುವು ಕಠಿಣ ಯಾತನೆಗೆ ಗುರಿಪಡಿಸುವನು-

لِنَبْقِيَنَّهُمْ فِيهِ ۗ وَمَنْ يُعْرِضْ عَنْ
ذِكْرِ رَبِّيۥٓ يَسْلُكْهُ عَذَابًا صَعَدًا ۝

18. ಮತ್ತು ಮಸೀದಿಗಳು ಅಲ್ಲಾಹನಿಗಾಗಿವೆ. ಆದುದರಿಂದ ಅವುಗಳಲ್ಲಿ ಅಲ್ಲಾಹನೊಂದಿಗೆ ಇತರ ಯಾರನ್ನೂ ಪ್ರಾರ್ಥಿಸಬೇಡಿರಿ-⁶

وَ أَنَّ الْمَسْجِدَ لِلَّهِ فَلَا تَدْعُوا مَعَ
اللَّهِ أَحَدًا ۝

4. ಅರ್ಥಾತ್- ನಮ್ಮ ಈ ಭಾವನೆಯೇ ನಮಗೆ ಮೋಕ್ಷದ ಮಾರ್ಗ ತೋರಿತು. ನಾವು ಅಲ್ಲಾಹನ ಬಗ್ಗೆ ನಿರ್ಭಯರಾಗಿರಲಿಲ್ಲ. ಅಜ್ಞೋಲ್ಲಂಘನೆ ಮಾಡಿದರೆ ಅವನ ಹಿಡಿತದಿಂದ ರಕ್ಷಿತರಾಗಲು ಸಾಧ್ಯವಿಲ್ಲವೆಂದು ನಮಗೆ ಖಾತ್ರಿಯಿತ್ತು. ಆದ್ದರಿಂದ ಅಲ್ಲಾಹನ ವತಿಯಿಂದ ಸನ್ಮಾರ್ಗ ತೋರಲು ಬಂದ ವಾಣಿಯನ್ನು ಕೇಳಿದಾಗ, ಸತ್ಯ ಬಯಲಾದ ನಂತರವೂ, ನಮ್ಮ ಪೈಕಿಯ ಅಜ್ಞಾನಪೀಡಿತ ಜನರು ಹರಡಿಬಿಟ್ಟಿದ್ದ ವಿಶ್ವಾಸಾಚಾರಗಳಲ್ಲಿ ನೆಲೆನಿಂತಿರುವ ಭಂಡ ಧೈರ್ಯ ತೋರಲು ನಮಗೆ ಸಾಧ್ಯವಿರಲಿಲ್ಲ.
5. ಕುರ್ಆನಿನ ಪ್ರಕಾರ ಯಕ್ಷಗಳು ಸ್ವತಃ ಅಗ್ನಿಯಿಂದ ಸೃಷ್ಟಿಸಲ್ಪಟ್ಟವರು. ಹಾಗಿರುವಾಗ ನರಕ್ಕಾಗಿ ಅವರನ್ನು ಯಾವ ರೀತಿ ಬಾಧಿಸಿತು ಎಂಬ ಪ್ರಶ್ನೆ ಇಲ್ಲಿ ಉದ್ಭವಿಸಬಹುದು. ಇದಕ್ಕೆ ಉತ್ತರವೇನೆಂದರೆ ಪವಿತ್ರ ಕುರ್ಆನಿನ ಪ್ರಕಾರ ಮಾನವನೂ ಮಣ್ಣಿನಿಂದಲೇ ಸೃಷ್ಟಿಸಲ್ಪಟ್ಟಿದ್ದಾನೆ, ಹಾಗಿರುವಾಗ ಮಣ್ಣಿನ ಹೆಂಟಿಯ ಮೂಲಕ ಹೊಡೆದರೆ ಅವನಿಗೆ ನೋವುಂಟಾಗುವುದು ಹೇಗೆ?
6. ಅರ್ಥಾತ್- ಅಲ್ಲಾಹನ ಜತೆ ಬೇರೆ ಯಾರ ದಾಸ್ಯ-ಆರಾಧನೆಯನ್ನೂ ಮಾಡದಿರಿ. ಬೇರೆ ಯಾರಲ್ಲಿಯೂ ಪ್ರಾರ್ಥಿಸದಿರಿ. ಸಹಾಯಕ್ಕಾಗಿ ಬೇರೆ ಯಾರನ್ನೂ ಕೂಗಿ ಕರೆಯದಿರಿ.

19. ಅಲ್ಲಾಹನ ದಾಸನು ಅವನನ್ನು ಪ್ರಾರ್ಥಿಸಲಿಕ್ಕಾಗಿ ನಿಂತಾಗ, ಜನರು ಅವನ ಮೇಲೆ ಮುಗಿಬೀಳಲು ಸಿದ್ಧರಾಗಿ ಬಿಟ್ಟರು.
20. ಸಂದೇಶವಾಹಕರೇ, ಹೇಳಿರಿ- "ನಾನಂತು ನನ್ನ ಪ್ರಭುವನ್ನು ಪ್ರಾರ್ಥಿಸುತ್ತೇನೆ ಮತ್ತು ಅವನೊಂದಿಗೆ ಯಾರನ್ನೂ ಸಹಭಾಗಿ ಯಾಗಿ ಮಾಡುವುದಿಲ್ಲ."
21. ಹೇಳಿರಿ- "ನಿಮಗೆ ಯಾವುದೇ ಹಾನಿ ಮಾಡಲಿಕ್ಕಾಗಲಿ, ಯಾವುದೇ ಲಾಭವನ್ನುಂಟು ಮಾಡಲಿಕ್ಕಾಗಲಿ ನನಗೆ ಅಧಿಕಾರವಿಲ್ಲ."
22. ಹೇಳಿರಿ- "ನನ್ನನ್ನು ಅಲ್ಲಾಹನ ಹಿಡಿತದಿಂದ ಯಾರೂ ರಕ್ಷಿಸಲಾರರು ಮತ್ತು ನನಗೆ ಅವನ ಸನ್ನಿಧಿಯ ಹೊರತು ಬೇರೆಯೂ ಅಭಯಾ ಶ್ರಯವೂ ಸಿಗಲಾರದು-
23. ಅಲ್ಲಾಹನ ವಚನ ಮತ್ತು ಅವನ ಸಂದೇಶಗಳನ್ನು ತಲುಪಿಸುವ ಹೊರತು ಬೇರಾವ ಕರ್ತವ್ಯವೂ ನನ್ನ ಮೇಲಿಲ್ಲ. ಅಲ್ಲಾಹ್ ಮತ್ತು ಅವನ ಸಂದೇಶವಾಹಕರ ಅಜ್ಜೆಗಳನ್ನು ಉಲ್ಲಂಘಿಸುವವರಿ ಗಾಗಿ ನರಕಾಗ್ನಿ ಇದೆ ಮತ್ತು ಇಂತಹವರು ಅದರಲ್ಲಿ ಸದಾಕಾಲ ಬಿದ್ದಿರುವರು."
24. ಇವರಿಗೆ ವಾಗ್ದಾನ ಮಾಡಲಾಗುತ್ತಿರುವುದನ್ನು ಕಣ್ಗಾರೆ ಕಂಡುಕೊಳ್ಳುವ ವರೆಗೂ (ಇವರು ತಮ್ಮ ಈ ನಿಲುವೆಯನ್ನು ಕೈ ಬಿಡಲಾರರು) ಆಗ, ಯಾರ ಸಹಾಯಕರು ದುರ್ಬಲರು ಮತ್ತು ಯಾರ ಕೂಟವು ಅಲ್ಪಸಂಖ್ಯೆಯಲ್ಲಿದೆ ಎಂಬುದು ಅವರಿಗೆ ತಿಳಿದು ಬಿಡುವುದು.⁷
25. ಹೇಳಿರಿ- "ನಿಮಗೆ ಏನನ್ನು ವಾಗ್ದಾನ ಮಾಡಲಾಗುತ್ತಿದೆಯೋ ಅದು ಸಮೀಪವಿದೆಯೋ ಅಥವಾ ನನ್ನ ಪ್ರಭು ಅದಕ್ಕಾಗಿ ದೀರ್ಘವಾದ ಅವಧಿಯನ್ನೇನಾದರೂ ನಿಶ್ಚಯಿಸುವನೋ ಎಂಬುದು ನನಗೆ ತಿಳಿದಿಲ್ಲ.
26. ಅವನು ಅದೃಶ್ಯಜ್ಞಾನಿಯಾಗಿದ್ದಾನೆ. ತನ್ನ ಅದೃಶ್ಯ ಜ್ಞಾನವನ್ನು ಅವನು ಯಾರಿಗೂ ತಿಳಿಯಪಡಿಸುವುದಿಲ್ಲ-

وَأَنذَرْتُكُمْ لَمَّا قَامَ عَبْدُ اللَّهِ يَدْعُوهُ
كَادُوا يُكْفَرُونَ عَلَيْهِ لِبَدًا ۝

قُلْ إِنَّمَا أَدْعُوا رَبِّي وَلَا أُشْرِكُ بِهِ أَحَدًا ۝

قُلْ إِنِّي لَا أَمْلِكُ لَكُمْ ضَرًّا وَلَا رَشَدًا ۝

قُلْ إِنِّي كُنْتُ نَسِيئًا مِّنَ اللَّهِ أَحَدًا ۝
وَكُنْ أَحَدًا مِّنْ دُونِهِ مُلْتَحِدًا ۝

إِنِّي بَلَّغْتُ مِنَ اللَّهِ وَرَأْسُكَ وَمَنْ
يَخُصُّ اللَّهَ وَرَأْسُكَ فَإِنَّ لَهُ نَارَ
جَهَنَّمَ خَالِدًا فِيهَا أَبَدًا ۝

حَتَّىٰ إِذَا رَأَوْا مَا يُوعَدُونَ فَسَيَعْلَمُونَ
مَنْ أَضْعَفُ نَاصِرًا وَأَقَلُّ عَدَدًا ۝

قُلْ إِنِّي أَدْرَأِي أَقْرَبُ مِمَّا تُوعَدُونَ
أَمْ يَجْعَلُ لَهُ رَبِّي أَمَدًا ۝

عَلِمُ الْغَيْبِ فَلَا يُظْهِرُ عَلَىٰ غَيْبِهِ أَحَدًا ۝

7. ಪ್ರವಾದಿವರ್ಯರು(ಸ) ಅಲ್ಲಾಹನ ಕಡೆಗೆ ಕರೆದಾಗ ಅವರ ಮೇಲೆ ಮುಗಿ ಬೀಳುತ್ತಿದ್ದ ಆ ಕಾಲದ ಕುರೈಶ್‌ನ ಜನರು, ನಮ್ಮದು ಅತ್ಯಂತ ಪ್ರಬಲವಾದ ಕೂಟ ಎಂಬ ಗುಮಾನಿಗೆ ಒಳಗಾಗಿದ್ದರು. ಪ್ರವಾದಿವರ್ಯರು(ಸ) ಬಳಿ ಹಿಡಿಯಷ್ಟು ಜನರು ಮಾತ್ರ ಇದ್ದಾರೆ. ಆದ್ದರಿಂದ ನಾವು ಅವರನ್ನು ಸುಲಭವಾಗಿ ಸೋಲಿಸಿ ಬಿಡುವೆವು ಎಂದು ಅವರು ಭಾವಿಸಿದ್ದರು.


27. (ಅದೃಶ್ಯಜ್ಞಾನವನ್ನು ನೀಡಲಿಕ್ಕಾಗಿ) ತಾನು ಮೆಚ್ಚಿಕೊಂಡ, ತನ್ನ ಸಂದೇಶವಾಹಕನ ಹೊರತು.⁸ ಆಗ ಅವನ(ಸಂದೇಶವಾಹಕನ) ಮುಂದೆಯೂ ಹಿಂದೆಯೂ ಕಾವಲುಗಾರರನ್ನು ನೇಮಿಸಿ ಬಿಡುತ್ತಾನೆ.⁹

إِلَّا مَنِ ارْتَضَىٰ مِنْ رَسُولٍ فَإِنَّهُ
يَسْأَلُكَ مِنْ بَيْنِ يَدَيْهِ وَمَنْ
خَلْفَهُ رَاصِدًا ﴿٧٢﴾

28. ಅವರು ತಮ್ಮ ಪ್ರಭುವಿನ ಸಂದೇಶಗಳನ್ನು ತಲುಪಿಸಿರುವರೆಂಬುದನ್ನು ಅವನು ತಿಳಿಯಲಿಕ್ಕಾಗಿ.¹⁰ ಅವನು ಅವರ ಪರಿಸರವನ್ನು ಸಂಪೂರ್ಣವಾಗಿ ಸುತ್ತಿಗಟ್ಟಿರುತ್ತಾನೆ ಮತ್ತು ಪ್ರತಿಯೊಂದು ವಸ್ತುವನ್ನೂ ಅವನು ಲೆಕ್ಕ ಮಾಡಿಟ್ಟಿರುತ್ತಾನೆ.¹¹

لِيَعْلَمَ أَنْ قَدْ أَبْغَوْا إِرْسِلَتْ رِيحُهُمْ
وَآحَاطَ بِمَا لَدَيْهِمْ وَأَحْصَىٰ كُلَّ
شَيْءٍ عَدَدًا ﴿٧٣﴾

8. ಅರ್ಥಾತ್- ಪ್ರವಾದಿ ಸ್ವತಃ ಪರೋಕ್ಷದ ಜ್ಞಾನಿಯಾಗಿರುವುದಿಲ್ಲ. ಬದಲಾಗಿ ಅಲ್ಲಾಹನು ಅವರನ್ನು ಪ್ರವಾದಿತ್ವಕ್ಕೆ ಆಯ್ಕೆ ಮಾಡಿದಾಗ ಪರೋಕ್ಷದ ವಾಸ್ತವಿಕತೆಗಳ ಪೈಕಿ ತಾನಿಚ್ಛಿಸುವುದರ ಜ್ಞಾನವನ್ನು ಅವರಿಗೆ ದಯಪಾಲಿಸುತ್ತಾನೆ.
9. ಕಾವಲುಗಾರರು ಎಂದರೆ ದೇವಚರರಾಗಿದ್ದಾರೆ. ಅರ್ಥಾತ್ ಪರೋಕ್ಷದ ಜ್ಞಾನವನ್ನು ನೀಡುವಾಗ ಅದರ ಸಂರಕ್ಷಣೆ ಮಾಡಲಿಕ್ಕಾಗಿ ಅಲ್ಲಾಹನು ಎಲ್ಲಾ ಕಡೆಗಳಲ್ಲೂ ದೇವಚರರನ್ನು ನೇಮಕ ಗೊಳಿಸುತ್ತಾನೆ. ಆ ಜ್ಞಾನ ಅತ್ಯಂತ ಸುರಕ್ಷಿತವಾಗಿ ಪ್ರವಾದಿಗೆ ತಲುಪಲಿ ಮತ್ತು ಅದರಲ್ಲಿ ಯಾವುದೇ ರೀತಿಯ ಸೇರ್ಪಡೆಯಾಗದಿರಲಿ ಎಂಬುದೇ ಇದರ ಉದ್ದೇಶ.
10. ಪ್ರವಾದಿತ್ವದ ಕರ್ತವ್ಯವನ್ನು ನಿರ್ವಹಿಸಲಿಕ್ಕಾಗಿ ಅಪೇಕ್ಷಣೀಯವಾದ ಪರೋಕ್ಷದ ಜ್ಞಾನವನ್ನು ಪ್ರವಾದಿಗಳಿಗೆ ನೀಡಲಾಗುತ್ತದೆ. ಆ ಜ್ಞಾನ ಪ್ರವಾದಿಗಳಿಗೆ ಯಥಾವತ್ತಾಗಿ ತಲುಪಿದೆಯೇ ಎಂಬ ಬಗ್ಗೆ ದೇವಚರರು ಮೇಲ್ನೋಟವನ್ನೂ ವಹಿಸುತ್ತಾರೆ. ಹಾಗೆಯೇ ಪ್ರವಾದಿಗಳು ದೇವನ ಸಂದೇಶವನ್ನು ಅವನ ದಾಸನ ಕಡೆಗೆ ಯಥಾರೂಪದಲ್ಲಿ ತಲುಪಿಸಿದ್ದಾರೆಯೇ ಎಂದೂ ನೋಡುತ್ತಾರೆಂದು ಇದರಿಂದ ವ್ಯಕ್ತವಾಗುತ್ತದೆ.
11. ಅರ್ಥಾತ್- ಪ್ರವಾದಿಗಳ ಮತ್ತು ದೇವಚರರ ಮೇಲೆ ಅಲ್ಲಾಹನ ಸಾಮರ್ಥ್ಯ ಎಷ್ಟು ಆವರಿಸಿ ಕೊಂಡಿರುತ್ತದೆ ಎಂದರೆ ಅವರು ಕೂಡಲೆಳೆಯಷ್ಟಾದರೂ ಅವನಿಚ್ಛೆಯಿಂದ ಸರಿದರೆ ತಕ್ಷಣ ಅವನ ಹಿಡಿತಕ್ಕೆ ಒಳಗಾಗುತ್ತಾರೆ. ಅಲ್ಲಾಹನು ಕಳುಹಿಸುವ ಸಂದೇಶದ ಪ್ರತಿಯೊಂದು ಪದವೂ ಎಣಿಸಲ್ಪಟ್ಟಿದೆ. ಆದ್ದರಿಂದ ಅದರಲ್ಲಿ ಒಂದು ಪದದ ವ್ಯತ್ಯಾಸ ಮಾಡಲಿಕ್ಕೂ ಪ್ರವಾದಿಗಳಿಗೆ ಅಥವಾ ದೇವಚರರಿಗೆ ಸಾಧ್ಯವಿಲ್ಲ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಹೊದ್ದು ಮಲಗುವವರೇ,
2. ಸ್ವಲ್ಪ ಹೊತ್ತು ಹೊರತುಪಡಿಸಿ ರಾತ್ರಿ ವೇಳೆ ನಮಾಝಿಗಾಗಿ ನಿಲ್ಲಿರಿ-
3. ರಾತ್ರಿಯ ಅರ್ಧಭಾಗ ಅಥವಾ ಅದಕ್ಕಿಂತ ಸ್ವಲ್ಪ ಕಡಿಮೆ ಮಾಡಿಕೊಳ್ಳಿರಿ-
4. ಅಥವಾ ಅದಕ್ಕಿಂತ ತುಸು ಹೆಚ್ಚಿಸಿಕೊಳ್ಳಿರಿ ಮತ್ತು ಕುರಾಆನನ್ನು ಸರಿಯಾಗಿ, ತಡೆ ತಡೆದು ಪಠಿಸಿರಿ.
5. ನಾವು ನಿಮ್ಮ ಮೇಲೆ ಒಂದು ಘನವಾದ ವಾಣಿಯನ್ನು ಅವತೀರ್ಣಗೊಳಿಸಲಿದ್ದೇವೆ.
6. ವಾಸ್ತವದಲ್ಲಿ ರಾತ್ರಿಕಾಲದ ಏಳುವಿಕೆಯು ಆತ್ಮ ನಿಯಂತ್ರಣದ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿದೆ ಮತ್ತು ಕುರಾಆನನ್ನು ಸರಿಯಾಗಿ ಪಠಿಸುವುದಕ್ಕೆ ಹೆಚ್ಚು ಯೋಗ್ಯವಾಗಿದೆ.
7. ಹಗಲು ಹೊತ್ತಿನಲ್ಲಂತು ನಿಮಗೆ ಅನೇಕ ಕೆಲಸ ಕಾರ್ಯಗಳಿರುತ್ತವೆ.
8. ನಿಮ್ಮ ಪ್ರಭುವಿನ ನಾಮವನ್ನು ಸ್ಮರಿಸುತ್ತಲಿರಿ ಮತ್ತು ಎಲ್ಲರಿಂದಲೂ ಬೇರ್ಪಟ್ಟು ಕೇವಲ ಅವನಿಗೆ ಸೇರಿದವರಾಗಿರಿ.
9. ಅವನು ಪೂರ್ವ-ಪಶ್ಚಿಮಗಳ ಒಡೆಯನು. ಅವನ ಹೊರತು ಇನ್ನಾವ ಆರಾಧ್ಯನೂ ಇಲ್ಲ. ಆದುದರಿಂದ ಅವನನ್ನೇ ನಿಮ್ಮ ಕಾರ್ಯಸಾಧಕನಾಗಿ ಮಾಡಿಕೊಳ್ಳಿರಿ.¹



بِسْمِ اللَّهِ الرَّحْمَنِ الرَّحِيمِ

بِأَيِّهَا الْمُرْسَلُ

فَمِ الْبَيْتِ إِلَّا قَلِيلًا

نُصْفَهُ أَوْ انْقُصْ مِنْهُ قَلِيلًا

أَوْ زِدْ عَلَيْهِ وَرَتِّلِ الْقُرْآنَ
تَرْتِيلًا

إِنَّا سَنُلْقِي عَلَيْكَ قَوْلًا ثَقِيلًا

إِنَّ تَأْسِئَةَ الْبَيْتِ هِيَ أَشَدُّ وَطْأً
وَ أَقْوَمُ قِيلًا

إِنَّ لَكَ فِي النَّهَارِ سَبْحًا طَوِيلًا

وَ إِذْ كُرِّسَ رَبِّكَ وَ تَبَتَّلْ إِلَيْهِ
تَبْتِيلًا

رَبُّ الْمَشْرِقِ وَالْمَغْرِبِ لَا إِلَهَ
إِلَّا هُوَ فَاتَّخِذْهُ وَكِيلًا

10. ಮತ್ತು ಜನರು ಆಡುತ್ತಿರುವ ಮಾತುಗಳ ಬಗ್ಗೆ ತಾಳ್ಮೆ ವಹಿಸಿರಿ ಮತ್ತು ಸಭ್ಯ ರೀತಿಯಲ್ಲಿ ಅವರಿಂದ ಬೇರ್ಪಡಿರಿ.² هَجْرًا جَبِيلًا ⑩
11. ಸತ್ಯವನ್ನು ತಿರಸ್ಕರಿಸುವ ಈ ಸ್ಥಿತಿಯಂತರೊಂದಿಗೆ ವ್ಯವಹರಿಸುವ ಕಾರ್ಯವನ್ನು ನೀವು ನನಗೆ ಬಿಟ್ಟು ಬಿಡಿರಿ ಮತ್ತು ಇವರನ್ನು ಸ್ವಲ್ಪ ಕಾಲ ಇದೇ ಸ್ಥಿತಿಯಲ್ಲಿ ಇರಲು ಬಿಡಿರಿ. وَ ذُرِّيٍّ وَ الْمَكْدِينِ أُولِي الْعِمَّةِ وَ مَهْلَهُمْ قَلِيلًا ⑩
12. ನಮ್ಮ ಬಳಿ (ಇವರಿಗಾಗಿ) ಭಾರವಾದ ಬೇಡಗಳಿವೆ, ಧಗಧಗಿಸುವ ಅಗ್ನಿಯಿದೆ, إِنَّ لَدَيْنَا أَنْكَالًا وَ جَحِيمًا ⑩
13. ಗಂಟಲಲ್ಲಿ ಸಿಕ್ಕಿಕೊಳ್ಳುವಂತಹ ಭೋಜನ ಮತ್ತು ವೇದನಾಯುಕ್ತ ಯಾತನೆ ಇದೆ. وَ طَعَامًا ذَا غُصَّةٍ وَ عَذَابًا أَلِيمًا ⑩
14. ಭೂಮಿಯೂ ಪರ್ವತಗಳೂ ನಡುಗತೊಡಗುವ ಹಾಗೂ ಪರ್ವತಗಳು ಚದುರಿಹೋದ ಮರಳ ರಾಶಿಯಂತೆ ಆಗಿ ಬಿಡುವ ಆ ದಿನ ಇದು ಸಂಭವಿಸುವುದು. يَوْمَ تَرُجُفُ الْأَرْضُ وَ الْجِبَالُ وَ كَانَتِ الْجِبَالُ كَثِيبًا مَّهِيلًا ⑩
15. ನಾವು³ ಫಿರಾಔನನ ಕಡೆಗೆ ಒಬ್ಬ ಸಂದೇಶವಾಹಕರನ್ನು ಕಳುಹಿಸಿ ದ್ವಂದ್ವಯೇ ನಿಮ್ಮ ಮೇಲೆ ಸಾಕ್ಷಿಯಾಗಿ ಒಬ್ಬ ಸಂದೇಶವಾಹಕನನ್ನು ಕಳುಹಿಸಿರುತ್ತೇವೆ. إِنَّا أَرْسَلْنَا إِلَيْكُمْ رَسُولًا شَاهِدًا عَلَيْكُمْ كَمَا أَرْسَلْنَا إِلَىٰ فِرْعَوْنَ رَسُولًا ⑩
16. ಫಿರಾಔನನು ಆ ಸಂದೇಶವಾಹಕರ ಆಜ್ಞೋಲ್ಲಂಘನೆ ಮಾಡಿದಾಗ ನಾವು ಅವನನ್ನು ಅತ್ಯಂತ ಉಗ್ರವಾಗಿ ಹಿಡಿದು ಬಿಟ್ಟೆವು (ಎಂಬುದನ್ನು ಗಮನಿಸಿರಿ). فَعَصَىٰ فِرْعَوْنُ الرَّسُولَ فَأَخَذْنَاهُ أَخْذًا وَبِيًّا ⑩

1. ಒಬ್ಬ ವ್ಯಕ್ತಿಯ ಮೇಲೆ ವಿಶ್ವಾಸ ತಾಳಿ ಎಲ್ಲಾ ವ್ಯವಹಾರಗಳನ್ನೂ ಅವನಿಗೊಪ್ಪಿಸಲಾದರೆ ಅವನನ್ನು ವಕೀಲ್(ಕಾರ್ಯಸಾಧಕ) ಎನ್ನಲಾಗುತ್ತದೆ. ಸರಿ ಸುಮಾರು ಇದೇ ಅರ್ಥದಲ್ಲಿ ನಮ್ಮ ಭಾಷೆಯಲ್ಲೂ 'ವಕೀಲ್' ಎಂಬ ಪದ ಬಳಕೆಯಲ್ಲಿದೆ. ಯಾರಿಗೆ ತಮ್ಮ ಮೊಕದ್ದಮೆಯನ್ನು ಒಪ್ಪಿಸಿ, ಇನ್ನು ನನಗೆ ನನ್ನ ಮೊಕದ್ದಮೆಯನ್ನು ಮುಂದುವರಿಸುವ ಅವಶ್ಯಕತೆ ತಲೆದೋರದಷ್ಟರ ಮಟ್ಟಿಗೆ ಅವನು ತನ್ನ ಪರವಾಗಿ ಹೋರಾಡುತ್ತಾನೆ ಎಂಬ ಸಂತ್ಯಪ್ತಿ ತಾಳಲಾಗುತ್ತದೋ ಅವನನ್ನು 'ವಕೀಲ್' ಎನ್ನಲಾಗುತ್ತದೆ.
2. 'ಬೇರ್ಪಡಿರಿ' ಎಂದರೆ ಅವರನ್ನು ಬಹಿಷ್ಕರಿಸಿ ನಮ್ಮ ಧರ್ಮಪ್ರಚಾರ ಕಾರ್ಯವನ್ನು ನಿಲ್ಲಿಸಿ ಬಿಡಿರಿ ಎಂದರ್ಥವಲ್ಲ. ಬದಲಾಗಿ ಅವರೊಂದಿಗೆ ಜಗಳ ಕಾಯದಿರಿ, ಅವರ ನಿರರ್ಥಕ ವಿಷಯಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರಿ, ಅವರ ಅಸಭ್ಯತನಗಳಿಗೆ ಉತ್ತರ ಕೊಡದಿರಿ. ಹೀಗೆ ಅವರಿಂದ ದೂರನಿಲ್ಲುವುದು ಕೂಡ ಯಾವುದೇ ರೀತಿಯ ವ್ಯಥೆ, ಕೋಪ ಅಥವಾ ಸಿಡುಕಿನಿಂದ ಕೂಡಿರಬಾರದು. ಬದಲಾಗಿ ಸಭ್ಯ ವ್ಯಕ್ತಿಯೊಬ್ಬ ಪುಂಡ-ಪೋಕರಿಗಳ ಬಯ್ಯುಳವನ್ನು ಕೇಳಿ ಅದನ್ನು ಮನಸ್ಸಿಗೆ ಹಚ್ಚಿಕೊಳ್ಳದೆ ನಿರ್ಲಕ್ಷಿಸಿ ಬಿಡುವಂತೆ ನೀವೂ ಅದನ್ನು ಉಪೇಕ್ಷಿಸಬೇಕೆಂದು ಇದರ ಅರ್ಥವಾಗಿದೆ.
3. ಇಲ್ಲಿ ಪ್ರವಾದಿವರ್ಯರನ್ನು(ಸ) ಸುಳ್ಳಾಗಿಸಿ ಅವರನ್ನು ವಿರೋಧಿಸುವುದರಲ್ಲಿ ತಲ್ಲೀನರಾಗಿದ್ದ ಮಕ್ಕಾದ ಸತ್ಯನಿಷೇಧಿಗಳನ್ನು ಸಂಬೋಧಿಸಲಾಗುತ್ತಿದೆ.


17-18. ನೀವು ಸತ್ಯವನ್ನು ತಿರಸ್ಕರಿಸಿದರೆ, ಮಕ್ಕಳನ್ನು ವೃದ್ಧರಾಗಿ ಮಾಡಿ ಬಿಡುವಂತಹ ಮತ್ತು ಆಕಾಶವು ಬಿರಿದು ಹೋಗುವಷ್ಟು ಕಠಿಣವಾಗಿರುವಂತಹ ಆ ದಿನ ಹೇಗೆ ರಕ್ಷಣೆ ಹೊಂದುವಿರಿ? ಅಲ್ಲಾಹನ ವಾಗ್ದಾನವಂತು ಪೂರ್ಣಗೊಂಡೇ ತೀರುವುದು.

19. ಇದೊಂದು ಉಪದೇಶವಾಗಿದೆ. ಇನ್ನು ಇಷ್ಟವಿದ್ದವನು ತನ್ನ ಪ್ರಭುವಿನ ಕಡೆಗೆ ಹೋಗುವ ಮಾರ್ಗವನ್ನು ಸ್ವೀಕರಿಸಿಕೊಳ್ಳಲಿ.

20. ಸಂದೇಶವಾಹಕರೇ,⁴ ನೀವು ಕೆಲವೊಮ್ಮೆ ರಾತ್ರಿಯ ಸುಮಾರು ಮೂರನೆಯ ಎರಡು ಭಾಗ, ಇನ್ನು ಕೆಲವೊಮ್ಮೆ ಅರ್ಧ ಭಾಗ ಮತ್ತು ಕೆಲವೊಮ್ಮೆ ಮೂರನೆಯ ಒಂದು ಭಾಗವನ್ನು ಆರಾಧನೆಯಲ್ಲಿ ಕಳೆಯುತ್ತೀರೆಂದು ನಿಮ್ಮ ಪ್ರಭು ತಿಳಿದಿರುತ್ತಾನೆ. ನಿಮ್ಮ ಸಂಗಾತಿಗಳ ಪೈಕಿಯೂ ಒಂದು ಗುಂಪು ಹೀಗೆ ಮಾಡುತ್ತದೆ. ಅಲ್ಲಾಹನೇ ರಾತ್ರಿ ಮತ್ತು ಹಗಲುಗಳ ಸಮಯಗಳ ಲೆಕ್ಕವಿಡುತ್ತಾನೆ. ನೀವು ಕಾಲ ಗಣನೆಯನ್ನು ಸರಿಯಾಗಿ ಮಾಡಲಾರಿರಿ ಎಂಬುದು ಅವನಿಗೆ ತಿಳಿದಿದೆ. ಆದುದರಿಂದ ಅವನು ನಿಮ್ಮ ಮೇಲೆ ದಯೆ ತೋರಿದನು. ಇನ್ನು (ಮುಂದೆ) ಕುರ್ಆನ್‌ನಿಂದ, ಸುಲಭವಾಗಿ ಪಠಿಸಲು ನಿಮಗೆ ಸಾಧ್ಯವಿರುವಷ್ಟನ್ನು ಪಠಿಸಿರಿ.⁵ ನಿಮ್ಮ ಪೈಕಿ ಕೆಲವರು ರೋಗಿಗಳಿರಬಹುದು, ಇನ್ನು ಕೆಲವರು ಅಲ್ಲಾಹನ ಅನುಗ್ರಹವನ್ನರಸಿಕೊಂಡು ಪ್ರಯಾಣದಲ್ಲಿರುತ್ತಾರೆ. ಮತ್ತೆ ಕೆಲವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಾರೆ ಎಂದು ಅವನಿಗೆ ತಿಳಿದಿದೆ. ಆದುದರಿಂದ ಸುಲಭವಾಗಿ ಪಠಿಸಲು ಸಾಧ್ಯವಿರುವಷ್ಟು ಕುರ್ಆನ್‌ನ್ನು ಪಠಿಸಿರಿ. ನಮಾಝ್ ಸಂಸ್ಥಾಪಿಸಿರಿ, ಝಕಾತ್ ಕೊಡಿರಿ⁶ ಮತ್ತು ಅಲ್ಲಾಹನಿಗೆ ಉತ್ತಮ ಸಾಲವನ್ನು ಕೊಡುತ್ತಲಿರಿ. ನೀವು ನಿಮಗಾಗಿ ಮುಂದೆ ಕಳುಹಿಸುವ ಪ್ರತಿಯೊಂದು ಸತ್ಕಾರ್ಯವನ್ನು ನೀವು ಅಲ್ಲಾಹನ ಬಳಿ ಕಾಣುವಿರಿ. ಅವನೇ ಅತ್ಯುತ್ತಮನು ಮತ್ತು ಅವನ ಸತ್ಪಲವು ಬಹಳ ಹಿರಿದಾಗಿದೆ. ಅಲ್ಲಾಹನೊಡನೆ ಕ್ಷಮಾಯಾಚನೆ ಮಾಡುತ್ತಲಿರಿ. ಖಂಡಿತವಾಗಿಯೂ ಅಲ್ಲಾಹನು ಮಹಾಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

فَكَيْفَ تَتَّقُونَ إِن كَفَرْتُمْ يَوْمًا
يَجْعَلُ الْوِلْدَانَ شِيبًا ۗ
السَّمَاءُ مُنْفَطِرٌ بِهِ ۗ كَانَ وَعْدُهُ
مَفْعُولًا ۝
إِنَّ هَذِهِ تَذَكُّرٌ ۖ فَمَنْ شَاءَ
اتَّخَذَ إِلَىٰ رَبِّهِ سَبِيلًا ۝
إِنَّ رَبَّكَ يَعْلَمُ أَنَّكَ تَقُومُ أَدْنَىٰ
مِن ثُلُثَيْ اللَّيْلِ وَنِصْفَهُ وَثُلُثَهُ
وَطَائِفَةٌ مِّنَ الَّذِينَ مَعَكَ ۗ وَاللَّهُ
يُقَدِّرُ اللَّيْلَ وَالنَّهَارَ ۗ عَلِمَ أَن لَّكَ
تُحُصُّوهُ فَتَابَ عَلَيْكُمْ فَاقْرَءُوا
مَا تَيَسَّرَ مِنَ الْقُرْآنِ ۗ عَلِمَ أَن
سَيَكُونُ مِنكُمْ مَّرْضَىٰ ۖ وَآخَرُونَ
يَضْرِبُونَ فِي الْأَرْضِ يَبْتَغُونَ مِن
فَضْلِ اللَّهِ ۖ وَآخَرُونَ يَقَاتِلُونَ فِي
سَبِيلِ اللَّهِ ۖ فَاقْرَءُوا مَا تَيَسَّرَ مِنْهُ
وَآقِيمُوا الصَّلَاةَ وَآتُوا الزَّكَاةَ
وَاقْرَءُوا لِلَّهِ قَرْضًا حَسَنًا ۗ وَمَا
تُقَدِّرُوا لِأَنفُسِكُمْ ۖ مِنْ خَيْرٍ تَجِدُوهُ
عِنْدَ اللَّهِ هُوَ خَيْرٌ ۖ وَأَعْظَمَ أَجْرًا ۗ
وَاسْتَغْفِرُوا لِلَّهِ ۗ إِنَّ اللَّهَ غَفُورٌ رَّحِيمٌ ۝


4. ಈ ರುಕೂಲ್ ಮೊದಲಿನ ರುಕೂಲ್‌ನ ಹತ್ತು ವರ್ಷಗಳ ನಂತರ ಮದೀನಾದಲ್ಲಿ ಅವತೀರ್ಣಗೊಂಡಿತು.
5. ನಮಾಝ್ ಸಾಮಾನ್ಯವಾಗಿ ಸುದೀರ್ಘವಾದ ಕುರ್ಆನ್ ವಾಚನದಿಂದಾಗಿಯೇ ದೀರ್ಘವಾಗುವುದರಿಂದ ತಹಜ್ಜುದ್ ನಮಾಝ್‌ನಲ್ಲಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಕುರ್ಆನ್‌ನ ಎಷ್ಟು ಭಾಗವನ್ನು ಬೇಕಾದರೂ ಓದಿರಿ. ಇದರಿಂದ ಸಹಜವಾಗಿಯೇ ನಮಾಝ್‌ನ ದೀರ್ಘ ಕಡಿಮೆಯಾಗುತ್ತದೆ ಎಂದು ಹೇಳಲಾಗಿದೆ.
6. ಇದರ ಅರ್ಥ ಐದು ಹೊತ್ತಿನ ನಮಾಝ್ ಮತ್ತು ಕಡ್ಡಾಯ ಝಕಾತ್ ಆಗಿದೆ ಎಂಬ ಬಗ್ಗೆ ವ್ಯಾಖ್ಯಾನಕಾರರಲ್ಲಿ ಒಮ್ಮತಾಭಿಪ್ರಾಯವಿದೆ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಹೊದ್ದು ಮಲಗುವವರೇ!¹
2. ಎದ್ದೇಳಿರಿ ಮತ್ತು ಎಚ್ಚರಿಸಿರಿ-
3. ಮತ್ತು ನಿಮ್ಮ ಪ್ರಭುವಿನ ಹಿರಿಮೆಯನ್ನು ಘೋಷಿಸಿರಿ-
4. ಮತ್ತು ನಿಮ್ಮ ವಸ್ತ್ರಗಳನ್ನು ಶುಚಿಯಾಗಿರಿಸಿರಿ-
5. ಮತ್ತು ಮಾಲಿನ್ಯದಿಂದ ದೂರವಿರಿ.
6. ಹೆಚ್ಚು ಪಡೆಯಲಿಕ್ಕಾಗಿ ಉಪಕಾರ ಮಾಡಬೇಡಿರಿ-
7. ಮತ್ತು ನಿಮ್ಮ ಪ್ರಭುವಿಗಾಗಿ ತಾಳ್ಮೆ ವಹಿಸಿರಿ.
8. ಕಹಳೆ ಊದಲ್ಪಡುವಾಗ,²
9. ಆ ದಿನವು ಅತ್ಯಂತ ಕಠಿಣ ದಿನವಾಗಿರುವುದು-
10. ಸತ್ಯನಿಷೇಧಿಗಳಿಗೆ ಅದು ಲಘುವಾಗಿರಲಾರದು.



بِسْمِ اللَّهِ الرَّحْمَنِ الرَّحِيمِ

يَا أَيُّهَا الْمُدَّثِّرُ

قُمْ فَأَنْذِرْ

وَرَبَّكَ فَكَبِّرْ

وَثِيَابَكَ فَطَهِّرْ

وَالرُّجُزَ فَاهْجُرْ

وَلَا تَمُنُّنَنَّاسَكُمُتْرِكَةٌ

وَلِرَبِّكَ فَاصْبِرْ

فَإِذَا نُقِرَ فِي السَّاقُوتِ

فَذَلِكَ يَوْمٌ عَسِيرٌ

عَلَى الْكٰفِرِيْنَ عَسِيْرٌ

1. ಈ ಅಧ್ಯಾಯದ ಆರಂಭದ ಏಳು ಸೂಕ್ತಗಳಲ್ಲಿ ಪ್ರವಾದಿವರ್ಯರಿಗೆ(ಸ) ಮೊಟ್ಟಮೊದಲು ಇಸ್ಲಾಮಿನ ಸಂದೇಶ ಪ್ರಚಾರ ಮಾಡುವ ಆದೇಶ ಕೊಡಲಾಗಿದೆ. ಇದು ಪ್ರವಾದಿವರ್ಯರ(ಸ) ಮೇಲೆ ಅವತೀರ್ಣಗೊಂಡ, (ಸಂದೇಶವಾಹಕರೇ) ಓದಿರಿ, ನಿಮ್ಮನ್ನು ಸೃಷ್ಟಿಸಿದ ನಿಮ್ಮ ಪ್ರಭುವಿನ ನಾಮದೊಂದಿಗೆ... ಎಂಬ ಆರಂಭಿಕ ದೇವವಾಣಿಯ (ಅಲ್ ಅಲಕ್) ನಂತರ ಅವತೀರ್ಣಗೊಂಡ ಎರಡನೆಯ ದೇವವಾಣಿಯಾಗಿದೆ.
2. ಈ ಭಾಗ ಆರಂಭಿಕ ಸೂಕ್ತಗಳ ಕೆಲವು ತಿಂಗಳ ನಂತರ, ಪ್ರವಾದಿವರ್ಯರ(ಸ) ವತಿಯಿಂದ ಇಸ್ಲಾಮಿನ ಬಹಿರಂಗ ಪ್ರಚಾರ ಆರಂಭವಾದ ಬಳಿಕ ಮೊದಲ ಬಾರಿ ಹಜ್ಜ್‌ನ ಕಾಲ ಬಂದಾಗ ಅವತೀರ್ಣಗೊಂಡಿತ್ತು. ಆಗ ಕುರೈಶನ ಸರದಾರರು ಒಂದು ಸಭೆ ಕರೆದು, ಹೊರಗಿನಿಂದ ಬರುವ ಹಜ್ಜ್ ಯಾತ್ರಿಕರನ್ನು, ಕುರ್‌ಆನ್ ಮತ್ತು ಪ್ರವಾದಿವರ್ಯರ(ಸ) ಬಗ್ಗೆ ತಪ್ಪುಕಲ್ಪನೆಗೀಡಾಗುವಂತೆ ಮಾಡಲು ಪ್ರಬಲವಾದ ಅಭಿಯಾನವೊಂದನ್ನು ನಡೆಸಲು ತೀರ್ಮಾನಿಸಿದ್ದರು.

- | | |
|---|---|
| 11. ನನ್ನನ್ನೂ ನಾನು ಒಬ್ಬಂಟಿಯಾಗಿ ಸೃಷ್ಟಿಸಿದವನನ್ನೂ ³ ಬಿಟ್ಟು ಬಿಡಿರಿ- | ذُرِّيُّ وَمَنْ خَلَقْتُ وَحِيدًا ۝۱۱ |
| 12. ನಾನು ಅವನಿಗೆ ಹೇರಳ ಸಂಪತ್ತನ್ನು ಕೊಟ್ಟೆನು, | وَجَعَلْتُ لَهُ مَا لَمْ مَسْدُودًا ۝۱۲ |
| 13. ಅವನ ಜೊತೆಯಲ್ಲೇ ಹಾಜರಿರುವ ಪುತ್ರರನ್ನು ಕೊಟ್ಟೆನು- | وَوَبَّيْنُ شُهُودًا ۝۱۳ |
| 14. ಮತ್ತು ಅವನ ಪಾಲಿಗೆ ನಾಯಕತ್ವದ ಮಾರ್ಗವನ್ನು ಸುಗಮ ಗೊಳಿಸಿದೆನು- | وَمَهَّدْتُ لَهُ تَهْيِيدًا ۝۱۴ |
| 15. ಇಷ್ಟಿದ್ದೂ ಅವನು, ನಾನು ಅವನಿಗೆ ಇನ್ನಷ್ಟು ಕೊಡಬೇಕೆಂದು ಆಶಿಸುತ್ತಿದ್ದಾನೆ- | ثُمَّ يَطْمَعُ أَنْ أَزِيدَ ۝۱۵ |
| 16. ಖಂಡಿತ ಇಲ್ಲ. ಅವನು ನಮ್ಮ ವಚನಗಳನ್ನು ದ್ವೇಷಿಸುತ್ತಾನೆ. | كَلَّا إِنَّكَ كَانِ لِلَّيْتِنَا عَنِيْدًا ۝۱۶ |
| 17. ನಾನಂತು ಅವನನ್ನು ಶೀಘ್ರವೇ ಒಂದು ಕಠಿಣ ಏರನ್ನು ಏರಿಸುವೆನು. | سَاءَ رِهْقُهُ صَعُودًا ۝۱۷ |
| 18. ಅವನು ಯೋಚಿಸಿದನು ಮತ್ತು ಮಾತನ್ನು ಸೃಷ್ಟಿಸಲು ಪ್ರಯತ್ನಿಸಿದನು- | إِنَّهُ فَكَّرَ وَقَدَّرَ ۝۱۸ |
| 19. ಅವನ ಮೇಲೆ ಶಾಪವಿರಲಿ, ಅವನು ಸೃಷ್ಟಿಸಲು ಪ್ರಯತ್ನಿಸಿದ ಮಾತು ಎಂತಹದು! | فَقَتَلَ كَيْفَ قَدَّرَ ۝۱۹ |
| 20. ಹೌದು, ಅವನ ಮೇಲೆ ಶಾಪವಿರಲಿ. ಅವನು ಸೃಷ್ಟಿಸ ಬಯಸಿದ ಮಾತು ಎಂತಹದು? | ثُمَّ قَتَلَ كَيْفَ قَدَّرَ ۝۲۰ |
| 21. ಆ ಬಳಿಕ ಅವನು (ಜನರ ಕಡೆಗೆ) ನೋಡಿದನು- | ثُمَّ نَظَرَ ۝۲۱ |
| 22. ತರುವಾಯ ಹಣೆ ಮುದುಡಿಸಿಕೊಂಡನು ಮತ್ತು ಮುಖ ಮುರಿದುಕೊಂಡನು, | ثُمَّ عَبَسَ وَبَسَرَ ۝۲۲ |
| 23. ಅನಂತರ ಮರಳಿದನು ಮತ್ತು ಅಹಂಭಾವಕ್ಕೊಳಗಾದನು- | ثُمَّ أَدْبَرَ وَاسْتَكْبَرَ ۝۲۳ |

3. ಅರ್ಥಾತ್- ವಲೀದ್ ಬಿನ್ ಮುಗೀರಃ ಆಗಿದ್ದಾನೆ. ಅವನು ಕುರ್ಆನ್ ಅಲ್ಲಾಹನ ವಾಣಿಯಾಗಿದೆ ಎಂದು ಅಂತಃಪ್ರಜ್ಞೆಯಿಂದ ನಂಬುವವನಾಗಿದ್ದನು. ಆದರೆ ಮಕ್ಕಾದಲ್ಲಿ ತನ್ನ ನಾಯಕತ್ವವನ್ನು ಬಾಕಿಯುಳಿಸಲಿಕ್ಕಾಗಿ ಅವನು ಮೇಲೆ ಪ್ರಸ್ತಾಪಿಸಲಾದ ಸಭೆಯಲ್ಲಿ ಭಾಗವಹಿಸಿ ಪ್ರವಾದಿವರ್ಯ ರನ್ನು(ಸ) ಚಾದೂಗಾರನೆಂದೂ ಕುರ್ಆನನ್ನು ಚಾದೂವೆಂದೂ ಪ್ರಚಾರ ಮಾಡುವ ಸಲಹೆ ನೀಡಿದ್ದನು.

24. ಕೊನೆಗೆ ಹೀಗೆಂದನು, "ಇದು ಹಿಂದಿನಿಂದಲೇ ನಡೆದು ಬಂದಿರುವ ಒಂದು ಜಾಡು ಅಲ್ಲದೆ ಇನ್ನೇನೂ ಅಲ್ಲ-

فَقَالَ إِنَّ هَذَا إِلَّا سِحْرٌ يُؤْتَرُونَ ۝

25. ಇದೊಂದು ಮನುಷ್ಯವಾಣಿಯಾಗಿದೆ."

إِنَّ هَذَا إِلَّا قَوْلُ الْبَشَرِ ۝

26. ನಾನು ಸದ್ಯವೇ ಅವನನ್ನು ನರಕಕ್ಕೆ ತಳ್ಳಿ ಬಿಡುವೆನು-

سَأُصَلِّيهِ سَقَرَ ۝

27. ಮತ್ತು ನರಕವೇನಾಗಿರುತ್ತದೆಂದು ನಿಮಗೇನು ಗೊತ್ತು?

وَمَا أَدْرَاكَ مَا سَقَرٌ ۝

28. ಅದು ಉಳಿಸಲಿಕ್ಕೂ ಇಲ್ಲ ಬಿಡಲಿಕ್ಕೂ ಇಲ್ಲ.⁴

لَا تُبْقِي وَلَا تَذُرُ ۝

29. ಚರ್ಮವನ್ನು ಸುಟ್ಟು ಹಾಕುವಂತಹದ್ದು.

لَوَاحٍ لِّلْبَشَرِ ۝

30. ಅದರ ಮೇಲೆ ಹತ್ತೊಂಭತ್ತು ಕಾರ್ಯಕರ್ತರು ನಿಯುಕ್ತರಾಗಿದ್ದಾರೆ.

عَلَيْهَا تِسْعَةَ عَشَرَ ۝

31. ನಾವು ನರಕದ ಕಾರ್ಯಕರ್ತರನ್ನಾಗಿ ದೇವಚರರನ್ನು ನೇಮಿಸಿದ್ದೇವೆ ಮತ್ತು ಅವರ ಸಂಖ್ಯೆಯನ್ನು ಸತ್ಯನಿಷೇಧಿಗಳ ಪಾಲಿಗೆ ಒಂದು ಪರೀಕ್ಷಾ ಸಾಧನವಾಗಿ ಮಾಡಿದ್ದೇವೆ- ಗ್ರಂಥದವರಿಗೆ ನಂಬಿಕೆಯುಂಟಾಗಲೆಂದು, ಸತ್ಯವಿಶ್ವಾಸಿಗಳ ವಿಶ್ವಾಸವು ವರ್ಧಿಸಲೆಂದು, ಗ್ರಂಥದವರು ಹಾಗೂ ಸತ್ಯವಿಶ್ವಾಸಿಗಳು ಯಾವುದೇ ಸಂಶಯದಲ್ಲಿ ಬಿದ್ದಿರಬಾರದೆಂದು ಮತ್ತು ಮನಸ್ಸಿನಲ್ಲಿ ರೋಗವಿರುವವರು ಹಾಗೂ ಸತ್ಯನಿಷೇಧಿಗಳು- ಇಂತಹ ವಿಚಿತ್ರ ಮಾತಿನ ಮೂಲಕ ಅಲ್ಲಾಹನು ಉದ್ದೇಶಿಸುವುದಾದರೂ ಏನನ್ನು ಎಂದು ಹೇಳುವಂತಾಗಲು (ಹೀಗೆ ಮಾಡಿದ್ದೇವೆ). ಈ ರೀತಿ ಅಲ್ಲಾಹನು ತಾನಿಚ್ಛಿಸಿದವರನ್ನು ಪಥಭ್ರಷ್ಟಗೊಳಿಸಿ ಬಿಡುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಸನ್ಮಾರ್ಗದರ್ಶನ ಮಾಡುತ್ತಾನೆ ಮತ್ತು ನಿಮ್ಮ ಪ್ರಭುವಿನ ಸೇನೆಗಳನ್ನು ಸ್ವತಃ ಅವನ ಹೊರತು ಇನ್ನಾರೂ ಅರಿತಿಲ್ಲ ಮತ್ತು ಆ

وَمَا جَعَلْنَا أَصْحَابَ النَّارِ إِلَّا مَلَائِكَةً
وَمَا جَعَلْنَا عَدُوَّكُمْ إِلَّا فِتْنَةً لِّلَّذِينَ
كَفَرُوا ۗ لَيْسَتِ يَتَّقِينَ الَّذِينَ أُوتُوا
الْكِتَابَ وَيَزْدَادَ الَّذِينَ آمَنُوا إِيمَانًا
وَلَا يَرْتَابَ الَّذِينَ أُوتُوا الْكِتَابَ
وَالْمُؤْمِنُونَ ۗ وَيَقُولُ الَّذِينَ فِي
قُلُوبِهِمْ مَّرَضٌ ۗ وَالْكُفْرُونَ ۗ مَاذَا
أَرَادَ اللَّهُ بِهَذَا مَثَلًا ۗ كَذَلِكَ يُضِلُّ
اللَّهُ مَن يَشَاءُ وَيَهْدِي مَن يَشَاءُ ۗ وَمَا

4. ಅರ್ಥಾತ್- ಶಿಕ್ಷೆಗೆ ಅರ್ಹರಾದ ಯಾರನ್ನೂ ಅದು ಶಿಕ್ಷೆಗೆ ಗುರಿಯಾಗದೆ ಇರಲು ಬಿಡಲಾರದು. ಅದರ ವಶಕ್ಕೆ ಬರುವ ಪ್ರತಿಯೊಬ್ಬನನ್ನೂ ಅದು ಶಿಕ್ಷಿಸದೆ ಬಿಡಲಾರದು.

5. ಇಲ್ಲಿಂದ, "ನಿಮ್ಮ ಪ್ರಭುವಿನ ಸೇನೆಗಳನ್ನು ಸ್ವತಃ ಅವನ ಹೊರತು ಇನ್ನಾರೂ ಅರಿತಿರುವುದಿಲ್ಲ" ಎಂಬಲ್ಲಿಯ ತನಕದ ವಿಷಯಗಳು ಒಂದು ಉಪನುಡಿಯಾಗಿದೆ. ಈ ಮೂಲಕ ಉಪನ್ಯಾಸದ ನಡುವೆ ವಾಕ್ಯರಣಿಯನ್ನು ಕಡಿದು ಆಕ್ಷೇಪವೆತ್ತುವವರಿಗೆ ಉತ್ತರ ನೀಡಲಾಗಿದೆ. ನರಕದ ಕಾರ್ಯಕರ್ತರ ಸಂಖ್ಯೆ ಕೇವಲ ಹತ್ತೊಂಭತ್ತು ಎಂದು ಕೇಳಿ ಅವರು ಆ ಬಗ್ಗೆ ಅಪಹಾಸ್ಯ ಮಾಡಲಾರಂಭಿಸಿದ್ದರು. ಆದಮೇಲೆ(ಅ) ಕಾಲದಿಂದ ಹಿಡಿದು ನಿರ್ಣಾಯಕ ದಿನದ ತನಕ ಸತ್ಯನಿಷೇಧ ಮತ್ತು ಮಹಾಪಾಪಗಳನ್ನೆಸಗಿದ ಮಾನವರೆಲ್ಲರನ್ನೂ ಈ ನರಕಕ್ಕೆ ಹಾಕಲಾಗುವುದು ಎಂದು ಒಂದೆಡೆ ನಮ್ಮೊಡನೆ ಹೇಳಲಾಗುತ್ತಿದೆ. ಇನ್ನೊಂದೆಡೆ ಇಷ್ಟು ದೊಡ್ಡ ನರಕದ ಅಸಂಖ್ಯ ಮಾನವರಿಗೆ ಕೇವಲ ಹತ್ತೊಂಭತ್ತು ಮಂದಿ ಕಾರ್ಯಕರ್ತರನ್ನು ನೇಮಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಮಾತು ಅವರಿಗೆ ವಿಚಿತ್ರವೆನಿಸಿತು.

6. ಗ್ರಂಥದವರು ಮತ್ತು ಸತ್ಯನಿಷೇಧಿಗಳು ದೇವಚರರ ಅಸಾಮಾನ್ಯ ಶಕ್ತಿ-ಸಾಮರ್ಥ್ಯಗಳ ಬಗ್ಗೆ ತಿಳಿದಿದ್ದುದರಿಂದ ಕೇವಲ ಹತ್ತೊಂಭತ್ತು ಮಂದಿ ದೇವಚರರು ನರಕದ ವ್ಯವಸ್ಥೆಯನ್ನು ಹೇಗೆ ನೋಡಿಕೊಳ್ಳುವರು ಎಂಬ ಬಗ್ಗೆ ಅವರಿಗೆ ಯಾವುದೇ ರೀತಿಯ ಸಂಶಯವಿರಲಾರದು.

ನರಕವನ್ನು ಪ್ರಸ್ತಾಪಿಸಿರುವುದು ಜನರಿಗೆ ಉಪದೇಶ ಸಿಗಬೇಕೆಂದಲ್ಲದೆ ಬೇರಾವ ಉದ್ದೇಶದಿಂದಲೂ ಅಲ್ಲ.

32. ಖಂಡಿತ ಅಲ್ಲ.⁷ ಚಂದ್ರನಾಣೆ-

33. ಮತ್ತು ರಾತ್ರಿಯಾಣೆ. ಅದು ಮರಳುವಾಗ-

34. ಮತ್ತು ಮುಂಜಾವಿನಾಣೆ- ಅದು ಬೆಳಗುವಾಗ-

35. ಈ ನರಕವೂ ಮಹಾ ವಸ್ತುಗಳ ಪೈಕಿ ಒಂದಾಗಿದೆ⁸

36. ಅದು ಮಾನವರ ಪಾಲಿಗೆ ಎಚ್ಚರಿಕೆಯಾಗಿದೆ-

37. ನಿಮ್ಮ ಪೈಕಿ ಮುಂದುವರಿಯಲಿಚ್ಛಿಸುವ ಅಥವಾ ಹಿಂದುಳಿಯಲಿಚ್ಛಿಸುವ ಪ್ರತಿಯೊಬ್ಬನ ಪಾಲಿಗೆ ಅದು ಎಚ್ಚರಿಕೆಯಾಗಿದೆ.

38. ಪ್ರತಿಯೊಬ್ಬನೂ ತನ್ನ ದುಡಿಮೆಯ ಬದಲಿಗೆ ಅಡವಿಡಲ್ಪಟ್ಟಿದ್ದಾನೆ-

39. ಬಲಗಡೆಯವರ ಹೊರತು.

40-41. ಅವರು ಸ್ವರ್ಗದಲ್ಲಿರುವರು. ಅವರು ಅಪರಾಧಿಗಳೊಡನೆ ಹೀಗೆ ಕೇಳುವರು-

42. "ನಿಮ್ಮನ್ನು ನರಕಕ್ಕೆ ಒಯ್ದುದು ಯಾವುದು?"⁹

43. ಅವರು ಹೇಳುವರು; "ನಾವು ನಮಾಝ್ ಮಾಡುವವರಾಗಿರಲಿಲ್ಲ-

44. ಮತ್ತು ದರಿದ್ರರಿಗೆ ಉಣಿಸುತ್ತಿರಲಿಲ್ಲ-

45. ಮತ್ತು ಸತ್ಯದ ವಿರುದ್ಧ ಮಾತುಗಳನ್ನು ಸೃಷ್ಟಿಸುವವರ ಜೊತೆ ಸೇರಿ ನಾವೂ ಮಾತುಗಳನ್ನು ಸೃಷ್ಟಿಸುತ್ತಿದ್ದೆವು-

46. ಮತ್ತು ನಾವು ಪ್ರತಿಫಲದ ದಿನವನ್ನು ಸುಳ್ಳೆಂದು ಹೇಳುತ್ತಿದ್ದೆವು-

يَعْلَمُ جُنُودَ رَبِّكَ إِلَّا هُوَ وَمَا هِيَ إِلَّا ذِكْرَى لِلْبَشَرِ ۗ

كَلَّا وَالْقَمَرَ ۗ

وَاللَّيْلِ إِذَا دُبِرَ ۗ

وَالصُّبْحِ إِذَا أَاسْفَرَ ۗ

إِنَّهَا لِأَحْدَى الْكُبَرِ ۗ

نَذِيرًا لِلْبَشَرِ ۗ

لِمَنْ شَاءَ مِنْكُمْ أَنْ يَتَقَدَّمَ أَوْ يَتَأَخَّرَ ۗ

كُلُّ نَفْسٍ بِمَا كَسَبَتْ رَهِينَةٌ ۗ

إِلَّا أَصْحَابَ الْيَمِينِ ۗ

فِي جَنَّتٍ ۗ يَتَسَاءَلُونَ ۗ

عَنِ الْمُجْرِمِينَ ۗ

مَا سَلَكَكُمْ فِي سَقَرٍ ۗ

قَالُوا لَمْ نَكُ مِنَ الْمَصَلِينَ ۗ

وَلَمْ نَكُ نَطْعُمُ الْمُسْكِينِ ۗ

وَكَانَا نَحُوضُ مَعَ الْخَائِضِينَ ۗ

وَكَانَا نَكْذِبُ بِيَوْمِ الدِّينِ ۗ

7. ಅರ್ಥಾತ್- ಈ ರೀತಿ ಅಪಹಾಸ್ಯ ಮಾಡಲು ಇದೊಂದು ಗಾಳಿಮಾತಲ್ಲ.

8. ಅರ್ಥಾತ್- ಚಂದ್ರ ಮತ್ತು ದಿನ-ರಾತ್ರಿಗಳು ಅಲ್ಲಾಹನ ಮಹಿಮೆಯ ಭವ್ಯ ಕುರುಹುಗಳಾಗಿರುವಂತೆಯೇ ನರಕವೂ ಅವನ ಮಹಿಮಾದ್ವೈತಗಳ ಪೈಕಿ ಒಂದಾಗಿದೆ.

9. ಅರ್ಥಾತ್- ಸ್ವರ್ಗದಲ್ಲಿ ಕುಳಿತಿರುತ್ತಲೇ ಅವರು ನರಕವಾಸಿಗಳೊಡನೆ ಮಾತನಾಡುತ್ತಾ ಈ ಪ್ರಶ್ನೆ ಕೇಳುವರು.

47. ಕೊನೆಗೆ ಆ ಖಚಿತ ದಿನವು ನಮಗೆ ಎದುರಾಗಿಯೇ ಬಿಟ್ಟಿತು."

حَتَّىٰ آتَيْنَا الْبَاقِينَ ۝

48. ಅಂದು ಶಿಫಾರಸು ಮಾಡುವವರ ಶಿಫಾರಸು ಅವರಿಗೆ ಯಾವುದೇ ಪ್ರಯೋಜನ ನೀಡದು.

فَمَا تَنْفَعُهُمْ شَفَاعَةُ الشَّفِيعِينَ ۝

49. ಇವರು ಈ ಉಪದೇಶದಿಂದ ವಿಮುಖರಾಗಲು ಇವರಿಗೆ ಆಗಿರುವುದಾದರೂ ಏನು?

فَمَا لَهُمْ عَنِ التَّذْكَرَةِ مُعْرِضِينَ ۝

50-51. ಇವರ ಅವಸ್ಥೆಯು ಸಿಂಹಕ್ಕೆ ಅಂಜಿ ಓಡುತ್ತಿರುವ ಕಾಡು ಕತ್ತೆಗಳಂತಿದೆ.¹⁰

كَانَهُمْ حُمُرٌ مُّسْتَنْفِرَةٌ ۝

فَرَّتْ مِنْ قَسْوَرَةٍ ۝

52. ವಾಸ್ತವದಲ್ಲಿ ಇವರ ಪೈಕಿ ಪ್ರತಿಯೊಬ್ಬನೂ ತನ್ನ ಹೆಸರಿಗೆ ಬಹಿರಂಗ ಪತ್ರಗಳು ಕಳುಹಿಸಲ್ಪಡಬೇಕೆಂದು ಬಯಸುತ್ತಾನೆ-¹¹

بَلْ يُرِيدُ كُلُّ امْرِئٍ مِّنْهُمْ أَنْ يُؤْتَىٰ

صُحُفًا مُّنَشَّرَةً ۝

53. ಖಂಡಿತ ಇಲ್ಲ. ವಾಸ್ತವದಲ್ಲಿ ಇವರಿಗೆ ಪರಲೋಕದ ಭಯವಿಲ್ಲ.

كَلَّا بَلْ لَا يَخَافُونَ الْآخِرَةَ ۝

54. ಖಂಡಿತ ಇಲ್ಲ.¹² ಇದೊಂದು ಉಪದೇಶವಾಗಿದೆ.

كَلَّا إِنَّهُ تَذَكُّرَةٌ ۝

55. ಇಷ್ಟವುಳ್ಳವನು ಇದರಿಂದ ಪಾರ ಪಡೆಯಲಿ.

فَسَنَ شَاءَ ذِكْرَكَ ۝

56. ಅಲ್ಲಾಹನೇ ಇಚ್ಛಿಸುವ ಹೊರತು ಇವರು ಯಾರೂ ಪಾರ ಕಲಿಯಲಾರರು. ಅವನೇ ಭಯಭಕ್ತಿಗೆ ಅರ್ಹನು ಮತ್ತು ಅವನೇ (ಭಯಭಕ್ತಿಯುಳ್ಳವರನ್ನು) ಕ್ಷಮಿಸಬಲ್ಲವನಾಗಿರುತ್ತಾನೆ.

وَمَا يَذْكُرُونَ إِلَّا أَنْ يَشَاءَ اللَّهُ ۝



هُوَ أَهْلُ التَّقْوَىٰ وَأَهْلُ الْبِعْفُورَةِ ۝

الْقَلَمِ

10. ಇದೊಂದು ಅರಬಿ ನಾಣ್ಯದಿಯಾಗಿದೆ. ಕಾಡುಕತ್ತೆಗಳ ಒಂದು ಸ್ವಭಾವವೆಂದರೆ ಅವು ಅಪಾಯದ ಸುಳಿವು ಸಿಗುತ್ತಲೇ ಕಂಗಾಲಾಗಿ ದಿಕ್ಕಾಪಾಲು ಓಡತೊಡಗುತ್ತವೆ. ಇತರ ಯಾವ ಪ್ರಾಣಿಯೂ ಹಾಗೆ ಓಡುವುದಿಲ್ಲ.

11. ಅರ್ಥಾತ್- ಅಲ್ಲಾಹನು ನಿಜವಾಗಿಯೂ ಮುಹಮ್ಮದ್(ಸ) ಪ್ರವಾದಿಯಾಗಿ ನೇಮಿಸಿದ್ದರೆ ಅವನು ಮಕ್ಕಾದ ಪ್ರತಿಯೊಬ್ಬ ಸರದಾರ ಮತ್ತು ಪ್ರತಿಯೊಬ್ಬ ನಾಯಕನ ಹೆಸರಿಗೆ ಪತ್ರ ಬರೆದು 'ಇವರು ನಮ್ಮ ಪ್ರವಾದಿ ಇವರನ್ನು ಅನುಸರಿಸಿರಿ' ಎಂದು ತಿಳಿಸಬೇಕೆಂದು ಇವರು ಬಯಸುತ್ತಾರೆ.

12. ಅರ್ಥಾತ್- ಅವರ ಇಂತಹ ಬೇಡಿಕೆಯನ್ನು ಎಂದೂ ಈಡೇರಿಸಲಾಗದು.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللّٰهِ الرَّحْمٰنِ الرَّحِیْمِ ۝

1. ಅಲ್ಲ;¹ ನಾನು ಪುನರುತ್ಥಾನ ದಿನದ ಆಣೆ ಹಾಕುತ್ತೇನೆ²
2. ಮತ್ತು ಅಲ್ಲ, ನಾನು ಹಳಿಯುವ ಚಿತ್ತದ ಆಣೆ ಹಾಕುತ್ತೇನೆ.³
3. ನಾವು ಅವನ ಎಲುವುಗಳನ್ನು ಒಟ್ಟುಗೂಡಿಸಲಾರೆವೆಂದು ಮಾನವನು ಭಾವಿಸುತ್ತಿರುವನೇ?
4. ಯಾಕಿಲ್ಲ? ನಾವಂತು ಅವನ ಬೆರಳುಗಳ ತುದಿಗಳನ್ನು ಕೂಡಾ ಸರಿಯಾಗಿ ರಚಿಸಲು ಶಕ್ತರಾಗಿದ್ದೇವೆ.
5. ಆದರೆ ಮಾನವನು ಮುಂದೆಯೂ ತಾನು ದುಷ್ಕರ್ಮಗಳನ್ನು ಮಾಡುತ್ತಿರಬೇಕೆಂದು ಇಚ್ಛಿಸುತ್ತಾನೆ.⁴
6. ಆ ಪುನರುತ್ಥಾನ ದಿನ ಬರುವುದಾದರೂ ಯಾವಾಗ? ಎಂದು ಕೇಳುತ್ತಾನೆ.

لَا اُقْسِمُ بِیَوْمِ الْقِیٰمَةِ ۝

وَلَا اُقْسِمُ بِاللّٰوَاْمَةِ ۝

اَیْحَسِبُ الْاِنْسَانُ اَنْ نَّجْمَعَ عِظَامَهٗ ۝

بَلٰی قَدِیْرٰیۤنِ عَلٰی اَنْ نُّسَوِّیَ بَآنَهٗ ۝

بَلْ یُرِیْدُ الْاِنْسَانُ لَیْفُجِّرَ اٰمَامَهٗ ۝

یَسْئَلُ اَیَّٰنَ یَوْمِ الْقِیٰمَةِ ۝

1. 'ಅಲ್ಲ' ಎಂದು ಮಾತನ್ನು ಆರಂಭಿಸಿರುವುದರಿಂದ ಸ್ವತಃ ವ್ಯಕ್ತವಾಗುವುದೇನೆಂದರೆ ಮೊದಲಿನಿಂದಲೇ ಯಾವುದೋ ವಿಷಯದ ಬಗ್ಗೆ ಚರ್ಚೆ ನಡೆಯುತ್ತಿತ್ತು. ಅದರ ನಿರಾಕರಣೆಗಾಗಿ ಈ ಅಧ್ಯಾಯವು ಅವತೀರ್ಣಗೊಂಡಿದೆ. ಇಲ್ಲಿ 'ಅಲ್ಲ' ಎಂದು ಹೇಳಿರುವುದರ ಅರ್ಥವೇನೆಂದರೆ- ನೀವು ಭಾವಿಸುತ್ತಿರುವ ವಿಷಯ ಸರಿಯಲ್ಲ. ಸತ್ಯಸಂಗತಿ ಇಂತಿದೆ ಎಂದು ನಾನು ಆಣೆ ಹಾಕಿ ಹೇಳುತ್ತೇನೆ.
2. ಪುನರುತ್ಥಾನ ದಿನದ ಆಗಮನದ ಬಗ್ಗೆ ಪುನರುತ್ಥಾನ ದಿನದ ಆಣೆಯನ್ನೇ ಹಾಕಲಾಗಿದೆ. ಏಕೆಂದರೆ ಅದರ ಆಗಮನವು ಖಚಿತವಾಗಿದೆ. ಲೋಕದ ಈ ವ್ಯವಸ್ಥೆ ಅನಾದಿಯಾಗಲಿ, ಅನಂತವಾಗಲಿ ಅಲ್ಲವೆಂಬುದಕ್ಕೆ ಲೋಕದ ಸಮಸ್ತ ವ್ಯವಸ್ಥೆಯೇ ಸಾಕ್ಷ್ಯ ನುಡಿಯುತ್ತಿದೆ. ಇದು ಅನಾದಿಯಿಂದ ಅಸ್ತಿತ್ವದಲ್ಲಿರಲಿಲ್ಲ ಮತ್ತು ಇದಕ್ಕೆ ಖಂಡಿತವಾಗಿಯೂ ಅಂತ್ಯದಿನ ಬರಲಿದೆ.
3. ಅರ್ಥಾತ್- ಯಾವುದೇ ಕೆಡುಕಿನ ವೇಳೆ ಮಾನವನನ್ನು ಹಳಿಯುವ ಆತ್ಮಸಾಕ್ಷಿಯ ಆಣೆ, ಮಾನವನಲ್ಲಿ ಈ ಪ್ರಜ್ಞೆ ಅಸ್ತಿತ್ವದಲ್ಲಿರುವುದು ಅವನು ತನ್ನ ಕರ್ಮಗಳಿಗೆ ಜವಾಬ್ದಾರನೆಂಬುದಕ್ಕೆ ಸಾಕ್ಷಿಯಾಗಿದೆ.
4. ಅರ್ಥಾತ್- ಪುನರುತ್ಥಾನ ದಿನದ ನಿರಾಕರಣೆಗೆ ಮೂಲ ಕಾರಣ, ಅದೆಂದೂ ಸಂಭವಿಸಲಾರದು ಅಥವಾ ಸಂಭವಿಸಲು ಸಾಧ್ಯವಿಲ್ಲವೆಂಬ ಯಾವುದೇ ವೈಜ್ಞಾನಿಕ ಮತ್ತು ಬೌದ್ಧಿಕ ಪುರಾವೆಗಳಿಲ್ಲ.

7. ದೃಷ್ಟಿಗಳು ಸ್ತಬ್ಧವಾಗಿ ಬಿಡುವಾಗ- فَاذَا بَرِقَ الْبَصَرُ ۝
8. ಮತ್ತು ಚಂದ್ರನು ಕಳೆಗುಂದುವಾಗ- وَخَسَفَ الْقَمَرُ ۝
9. ಸೂರ್ಯ ಚಂದ್ರರನ್ನು ಸೇರಿಸಿ ಒಂದಾಗಿಸಿದಾಗ- وَجُمِعَ الشَّمْسُ وَالْقَمَرُ ۝
10. ಆಗ ಇದೇ ಮನುಷ್ಯ, "ಎಲ್ಲಿಗೆ ಓಡಿ ಹೋಗಲಿ!" ಎಂದು ಹೇಳುವನು. يَقُولُ الْإِنْسَانُ يَوْمَئِذٍ أَيْنَ الْمَفْرُ ۝
11. ಖಂಡಿತ ಇಲ್ಲ, ಅಲ್ಲಿ ಯಾವ ಅಭಯಸ್ಥಾನವೂ ಇರಲಾರದು. كَلَّا لَا وَتَرَ ۝
12. ಅಂದು ನಿನ್ನ ಪ್ರಭುವಿನ ಮುಂದೆಯೇ ಹೋಗಿ ನಿಲ್ಲಬೇಕಾಗುವುದು. إِلَىٰ رَبِّكَ يَوْمَئِذٍ الْمُسْتَقَرُّ ۝
13. ಅಂದು ಮಾನವನಿಗೆ ಅವನ ಹಿಂದಿನ-ಮುಂದಿನ ಸಕಲ ಕರ್ಮಗಳನ್ನೂ ತೋರಿಸಿ ಕೊಡಲಾಗುವುದು. يُنَبِّئُ الْإِنْسَانَ يَوْمَئِذٍ بِمَا قَدَّمَ
وَآخَرَ ۝
14. ವಾಸ್ತವದಲ್ಲಿ ಮಾನವನು ತಾನೇ ತನ್ನನ್ನು ಚೆನ್ನಾಗಿ ಬಲ್ಲನು- بَلِ الْإِنْسَانُ عَلَىٰ نَفْسِهِ بَصِيرَةٌ ۝
15. ಅವನು ಎಷ್ಟೇ ನೆಪಗಳನ್ನೊಡ್ಡಿದರೂ ಸರಿ.⁵ وَكَوَالْفَىٰ مَعَادِيزِرَةٌ ۝
16. ಸಂದೇಶವಾಹಕರೇ,⁶ ಈ 'ದಿವ್ಯವಾಣಿ'ಯನ್ನು ಬೇಗ ಬೇಗನೆ ಕಂಠ ಪಾಠ ಮಾಡಿಕೊಳ್ಳಲಿಕ್ಕಾಗಿ ನಿಮ್ಮ ನಾಲಗೆಯನ್ನು ಚಲಿಸಬೇಡಿರಿ. لَا تُحَرِّكْ بِهِ لِسَانَكَ لِتَتَّجَلَ بِهِ ۝
17. ಇದನ್ನು ಕಂಠಪಾಠ ಮಾಡಿಸುವ ಮತ್ತು ಓದಿಸುವ ಹೊಣೆ ನಮ್ಮ ಮೇಲಿದೆ. إِنَّ عَلَيْنَا جَمْعَهُ وَقُرْآنَهُ ۝
18. ಆದುದರಿಂದ ನಾವು ಇದನ್ನು ಓದುತ್ತಿರುವಾಗ ನೀವು ಇದರ ಪಠನವನ್ನು ಗಮನವಿಟ್ಟು ಆಲಿಸುತ್ತಿರಿ. فَاذَا قَرَأْنَاهُ فَاتَّبِعْ قُرْآنَهُ ۝

5. ಅರ್ಥಾತ್- ವ್ಯಕ್ತಿಯ ಮುಂದೆ ಕರ್ಮಪಟ್ಟಿಯನ್ನು ಇರಿಸುವುದರ ಉದ್ದೇಶ ಅಪರಾಧಿಗೆ ಅವನ ಅಪರಾಧವನ್ನು ತೋರಿಸುವುದಲ್ಲ. ನ್ಯಾಯಾಲಯದ ಮೂಲಕ ಅಪರಾಧದ ಸಾಕ್ಷಿಗಳನ್ನು ಸಮರ್ಪಿಸದೆ ನ್ಯಾಯದ ಬೇಡಿಕೆ ಈಡೇರಲಾರದು ಎಂಬ ಕಾರಣಕ್ಕಾಗಿ ಮಾತ್ರ ಹೀಗೆ ಮಾಡಲಾಗುತ್ತದೆ. ಅನ್ಯಥಾ ತಾನೇನಾಗಿದ್ದೇನೆ ಎಂಬುದು ಮನುಷ್ಯನಿಗೆ ಸ್ವತಃ ಚೆನ್ನಾಗಿ ತಿಳಿದಿದೆ.
6. ಇಲ್ಲಿಂದ, "ಅನಂತರ ಇದರ ತಾತ್ಪರ್ಯವನ್ನು ವಿವರಿಸುವ ಹೊಣೆಯೂ ನಮ್ಮ ಮೇಲೆಯೇ ಇದೆ" ಎಂಬ ವರೆಗಿನ ಉದ್ಧರಣೆ ಒಂದು ಉಪಮಾತಾಗಿದೆ. ವಾಕ್ಯರಣಿಯನ್ನು ನಡುವೆ ಮುರಿದು ಪ್ರವಾದಿವರ್ಯರನ್ನುದ್ದೇಶಿಸಿ(ಸ) ಈ ಮಾತು ಹೇಳಲಾಗಿದೆ. ಜಿಬ್‌ರೀಲ್(ಅ) ಈ ಅಧ್ಯಾಯವನ್ನು ಪ್ರವಾದಿವರ್ಯರಿಗೆ(ಸ) ಕೇಳಿಸುವಾಗ ತನಗಿಲ್ಲಿ ಇದು ಮರೆತು ಹೋಗುವುದೋ ಎಂಬ ಶಂಕೆಯಿಂದ ಅವರು ಇದನ್ನು ನಾಲಗೆಯಿಂದ ಪುನರಾವರ್ತಿತವು ಪ್ರಯತ್ನಿಸುತ್ತಿದ್ದರು.

19. ಅನಂತರ ಇದರ ತಾತ್ಪರ್ಯವನ್ನು ವಿವರಿಸುವ ಹೊಣೆಯೂ ನಮ್ಮ ಮೇಲೆಯೇ ಇದೆ-

ثُمَّ إِنَّ عَلَيْنَا بَيَانَهُ ۝

20. ಖಂಡಿತ ಅಲ್ಲ.⁷ ವಾಸ್ತವದಲ್ಲಿ ನೀವು ಶೀಘ್ರ ಪ್ರಾಪ್ತವಾಗುವ ವಸ್ತುವನ್ನು (ಇಹಲೋಕವನ್ನು) ಪ್ರೀತಿಸುತ್ತೀರಿ-

كَلَّا بَلْ تُحِبُّونَ الْعَاجِلَةَ ۝

21. ಮತ್ತು ಪರಲೋಕವನ್ನು ಬಿಟ್ಟು ಬಿಡುತ್ತೀರಿ.

وَتَذُرُونَ الْآخِرَةَ ۝

22. ಆ ದಿನ ಕೆಲವು ಮುಖಗಳು ಅರಳಿರುವುವು-

وَجُوهٌ يُّوَمِّينٍ تَآخِرَةٌ ۝

23. ತಮ್ಮ ಪ್ರಭುವನ್ನು ನೋಡುತ್ತಿರುವುವು-

إِلَىٰ رَبِّهَا نَاظِرَةٌ ۝

24. ಮತ್ತು ಇನ್ನು ಕೆಲವು ಮುಖಗಳು ಖಿನ್ನವಾಗಿರುವುವು-

وَجُوهٌ يُّوَمِّينٍ بِآسِرَةٍ ۝

25. ಮತ್ತು ತಮ್ಮೊಂದಿಗೆ ಸೊಂಟ ಮುರಿಯುವ ರೀತಿಯಲ್ಲಿ ವರ್ತಿಸಲಾಗುವುದೆಂದು ಭಾವಿಸುತ್ತಿರುವುವು.

تَنْظُنَّ أَنْ يُفْعَلَ بِهَا فَاقِرَةٌ ۝

26. ಖಂಡಿತ ಅಲ್ಲ,⁸ ಪ್ರಾಣವು ಗಂಟಲಿಗೆ ತಲಪುವಾಗ-

كَلَّا إِذَا بَلَغَتِ التَّرَاقِيَ ۝

27. ಮಾಂತ್ರಿಕನು ಯಾರಾದರೂ ಇದ್ದಾನೆಯೇ ಎಂದು ಕೇಳಲಾಗುವಾಗ-

وَقِيلَ مَنْ عَن تَرَاقِي ۝

28. ಮತ್ತು ಇದು (ಭೂಲೋಕದಿಂದ) ಅಗಲುವ ಸಮಯವೆಂದು ಮನುಷ್ಯನಿಗೆ ಮನವರಿಕೆಯಾಗುವಾಗ-

وَوَظَنَّ أَنَّهُ الْفِرَاقِي ۝

29. ಮತ್ತು ಮೋಣಕಾಲಿನೊಂದಿಗೆ ಮೋಣಕಾಲು ಸೇರಿಕೊಳ್ಳುವಾಗ-

وَالتَّعَتِ السَّاقُ بِالسَّاقِ ۝

30. ಅದು ನಿನ್ನ ಪ್ರಭುವಿನ ಕಡೆಗೆ ಹೊರಡುವ ದಿನವಾಗಿರುವುದು.

إِلَىٰ رَبِّكَ يَوْمَئِذٍ الْمَسَاقُ ۝

31. ಆದರೆ, ಅವನು ಸತ್ಯವೆಂದು ಅಂಗೀಕರಿಸಲೂ ಇಲ್ಲ, ನಮಾಝ್ ನಿರ್ವಹಿಸಲೂ ಇಲ್ಲ-

فَلَا صَدَقَ وَلَا صَلَّى ۝

32. ನಿಜವಾಗಿ ಅವನು ಸುಳ್ಳಾಗಿಸಿದನು ಮತ್ತು ವಿಮುಖನಾದನು-

وَلَكِنَّ كَذَّبَ وَتَوَلَّى ۝

7. ಇಲ್ಲಿಂದ ಉಪಮಾತಿಗಿಂತ ಮೊದಲು ಪ್ರಸ್ತಾಪಿಸಲಾದ ವಿಷಯದ ಜತೆ ವಾಕ್ಯರಣೆ ಸೇರುತ್ತದೆ. "ಖಂಡಿತಾ ಅಲ್ಲ" ಎಂದರೆ ನೀವು ಪುನರುತ್ಥಾನ ದಿನವನ್ನು ನಿರಾಕರಿಸುವುದಕ್ಕೆ ಮೂಲ ಕಾರಣ, ನಿಸರ್ಗದ ಸೃಷ್ಟಿಕರ್ತನಿಗೆ ಪುನರುತ್ಥಾನ ದಿನವನ್ನು ತರಲು ಹಾಗೂ ಮರಣಾನಂತರ ಸೃಷ್ಟಿ ಮಾಡಲು ಸಾಧ್ಯವಿಲ್ಲವೆಂಬ ನಿಮ್ಮ ಭಾವನೆ ಕಾರಣವಲ್ಲ. ಬದಲಾಗಿ ಅದರ ನೈಜ ಕಾರಣ ಇಂತಿದೆ.

8. "ಖಂಡಿತಾ ಅಲ್ಲ" ಎಂಬ ಪದ ಮೇಲಿನಿಂದ ಪ್ರಸ್ತಾಪಿಸುತ್ತಾ ಬರಲಾಗಿರುವ ವಾಕ್ಯರಣೆಗೆ ಸಂಬಂಧಿಸಿದೆ. ಅರ್ಥಾತ್, ಸತ್ಯ ನಶಿಸಿ ಹೋಗಬೇಕು ಮತ್ತು ನಿಮ್ಮ ಪ್ರಭುವಿನೆಡೆಗೆ ಮರಳ ಬೇಕಾಗಿಲ್ಲವೆಂಬ ನಿಮ್ಮ ಭಾವನೆ ತಪ್ಪು.

33. ತರುವಾಯ, ಸೆಟೆದುಕೊಂಡು ತನ್ನ ಮನೆಯವರ ಕಡೆಗೆ ನಡೆದು ಬಿಟ್ಟನು.

ثُمَّ ذَهَبَ إِلَىٰ أَهْلِهِ يَمْكُتٌ ﴿٣٣﴾

34. ಈ ವರ್ತನೆ ನಿನಗೆ ತಕ್ಕುದಾಗಿಯೇ ಇದೆ ಮತ್ತು ಇದು ನಿನಗೇ ಭೂಷಣವಾಗಿದೆ-

أُولَىٰ لَكَ فَأُولَىٰ ﴿٣٤﴾

35. ಹೌದು, ಈ ವರ್ತನೆ ನಿನಗೆ ತಕ್ಕುದಾಗಿಯೇ ಇದೆ ಮತ್ತು ಇದು ನಿನಗೇ ಭೂಷಣವಾಗಿದೆ.

ثُمَّ أُولَىٰ لَكَ فَأُولَىٰ ﴿٣٥﴾

36. ಮಾನವನು ತನ್ನನ್ನು ಸುಮ್ಮನೆ ಬಿಟ್ಟುಬಿಡಲಾಗುವುದೆಂದು ಭಾವಿಸಿ ಕೊಂಡಿರುವನೇ?"

أَيَحْسَبُ الْإِنْسَانُ أَنْ يُتْرَكَ سُدًى ﴿٣٦﴾

37. ಅವನು (ತಾಯಿಯ ಗರ್ಭದೊಳಗೆ) ಸುರಿಸಲ್ಪಡುವಂತಹ ಒಂದು ತುಚ್ಛ ವೀರ್ಯ ಬಿಂದುವಾಗಿರಲಿಲ್ಲವೇ?

أَلَمْ يَكُنْ نُطْقَةً مِّنْ مَّنِيٍّ يُمْنَىٰ ﴿٣٧﴾

38. ತರುವಾಯ ಅವನು ಒಂದು ಪಿಂಡವಾದನು. ಅನಂತರ ಅಲ್ಲಾಹನು ಅವನ ಶರೀರವನ್ನು ನಿರ್ಮಿಸಿದನು ಮತ್ತು ಅವನ ಅಂಗಾಂಗಗಳನ್ನು ರೂಪಿಸಿದನು-

ثُمَّ كَانَ عَظْمَةً وَخَلَقَ فَسَوَىٰ ﴿٣٨﴾


39. ಆ ಬಳಿಕ ಅದರಿಂದ ಪುರುಷ ಮತ್ತು ಸ್ತ್ರೀಯ ಎರಡು ವರ್ಗಗಳನ್ನು ಮಾಡಿದನು.

فَجَعَلَ مِنْهُ الذَّكَرَ وَالْأُنثَىٰ ﴿٣٩﴾

40. ಅವನು ಮೃತರನ್ನು ಪುನಃ ಜೀವಂತಗೊಳಿಸಲು ಶಕ್ತನಲ್ಲವೇ?

أَلَيْسَ ذَلِكَ بِقَدِيرٍ عَلَىٰ أَنْ يُحْيِيَ الْمَوْتَىٰ ﴿٤٠﴾

9. ಮೂಲದಲ್ಲಿ 'ಸುದಾ' ಎಂಬ ಪದ ಪ್ರಯೋಗವಾಗಿದೆ. ಅರಬಿಯಲ್ಲಿ ಎಲ್ಲಿ ಬೇಕಾದರೂ ಸುತ್ತಾಡಲು ಬಿಟ್ಟು ನಿಯಂತ್ರಕರಾರೂ ಇಲ್ಲದ ಒಂಟೆಯನ್ನು 'ಇಬ್ಬಾನ್ ಸುದಾ' ಎಂದು ಕರೆಯಲಾಗುತ್ತದೆ. ಅರ್ಥಾತ್, ಲಂಗುಲಗಾಮಿಲ್ಲದ ಒಂಟೆ.



76. ಅದ್ವಹ್

(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಮಾನವನ ಮೇಲೆ- ಅವನೊಂದು ಪ್ರಸ್ತಾವನೀಯ ವಸ್ತುವೇ ಆಗಿರದಂತಹ ಸುದೀರ್ಘ ಕಾಲವೊಂದು ಕಳೆದಿದೆಯೇ?¹
2. ನಾವು ಮಾನವನನ್ನು ಒಂದು ಸಮಿಶ್ರ ವೀರ್ಯದಿಂದ ಸೃಷ್ಟಿಸಿದೆವು. ಅವನನ್ನು ಪರೀಕ್ಷಿಸಲಿಕ್ಕಾಗಿ ಮತ್ತು ಈ ಉದ್ದೇಶದಿಂದ ನಾವು ಅವನನ್ನು ಅಲಿಸುವವನಾಗಿ ಹಾಗೂ ವೀಕ್ಷಿಸುವವನಾಗಿ ಮಾಡಿದೆವು.
3. ನಾವು ಅವನಿಗೆ ಮಾರ್ಗದರ್ಶನ ಮಾಡಿದೆವು. ಅವನು ಕೃತಜ್ಞತೆ ಸಲ್ಲಿಸುವವನಾಗಲಿ ಅಥವಾ ಕೃತಘ್ನನಾಗಲಿ.³
4. ಸತ್ಯನಿಷೇಧಿಗಳಿಗೆ ನಾವು ಸಂಕೋಲೆಗಳನ್ನೂ ಕಂಠಕಡಗಗಳನ್ನೂ ಧಗಧಗಿಸುವ ಅಗ್ನಿಯನ್ನೂ ಸಿದ್ಧಗೊಳಿಸಿಟ್ಟಿದ್ದೇವೆ.
5. ಸಜ್ಜನರು (ಸ್ವರ್ಗದಲ್ಲಿ) ಕರ್ಪೂರ ಜಲ ಮಿಶ್ರಿತ ಪಾನಪಾತ್ರೆಯಿಂದ ಕುಡಿಯುವರು.
6. ಇದೊಂದು ಹರಿಯುತ್ತಿರುವ ಚಿಲುಮೆಯಾಗಿದ್ದು ಅದರ ನೀರಿನೊಂದಿಗೆ ಅಲ್ಲಾಹನ ದಾಸರು ಮದಿರಾಪಾನ ಮಾಡುವರು ಮತ್ತು ತಾವಿಚ್ಛಿಸಿದೆಡೆ ನಿರಾಯಾಸವಾಗಿ ಅದರ ಶಾಖೆಗಳನ್ನು ಹೊರಡಿಸುವರು.



بِسْمِ اللّٰهِ الرَّحْمٰنِ الرَّحِیْمِ ۝
 هَلْ اَنْتَ عَلٰی الْاِنْسٰنِ حِیْنٌ مِّنَ
 الدّٰهْرِ لَمْ یَكُنْ شَیْئًا مَّدْکُورًا ۝
 اِنَّا خَلَقْنَا الْاِنْسٰنَ مِنْ نُّطْفَةٍ
 اَمْشٰجٍ ۚ تَبْتَلِیْهِ فَجَعَلْنٰهُ سَمِیْعًا
 بَصِیْرًا ۝
 اِنَّا هَدٰیْنٰهُ السَّبِیْلَ اِمَّا شٰکِرًا
 وَاِمَّا کَفُوْرًا ۝
 اِنَّا اَعْتَدْنَا لِلْکٰفِرِیْنَ سَلَیْلًا
 وَاَعْلٰلًا وَّ سَعِیْرًا ۝
 اِنَّ الْاَبْرٰرَ یَشْرَبُوْنَ مِنْ کٰوِیْنٍ
 کَانَ مِزْجًا هٰذَا کٰوِیْرًا ۝
 عِیْنًا یَشْرَبُ بِهَا عِبَادُ اللّٰهِ یُفَجِّرُوْنَهَا
 تَفْجِیْرًا ۝

1. ಇಲ್ಲಿ ಪ್ರಶ್ನೆ ಕೇಳುವುದು ಉದ್ದೇಶವಲ್ಲ. ಬದಲಾಗಿ, “ಹೌದು, ಅವನು ಅಂತಹ ಅವಸ್ಥೆಯ ಮೂಲಕ ದಾಟಿದ್ದಾನೆ” ಎಂದು ಮಾನವ ಸ್ವತಃ ಒಪ್ಪಿಕೊಳ್ಳುವಂತೆ ಮಾಡುವುದು ಹಾಗೂ ಮೊದಲು ಅವನನ್ನು ಶೂನ್ಯದಿಂದ ಸೃಷ್ಟಿಸಲಾಗಿರುವಾಗ ಮತ್ತೊಮ್ಮೆ ಸೃಷ್ಟಿಸಲು ಯಾಕೆ ಸಾಧ್ಯವಿಲ್ಲವೆಂದು ಅವನನ್ನು ಆಲೋಚಿಸುವಂತೆ ನಿರ್ಬಂಧಿಸುವುದು ಇದರ ಉದ್ದೇಶವಾಗಿದೆ.
2. ಅರ್ಥಾತ್- ಅವನನ್ನು ಅರಿವು ಮತ್ತು ಪ್ರಜ್ಞೆಯುಳ್ಳವನನ್ನಾಗಿ ಮಾಡಿದೆವು.
3. ಅರ್ಥಾತ್- ಸತ್ಯನಿಷೇಧ ಅಥವಾ ದೇವಸ್ತುತಿಯ ಪೈಕಿ ಯಾವುದನ್ನು ಬೇಕಾದರೂ ನೆಚ್ಚಿಕೊಳ್ಳುವ ಅಧಿಕಾರವನ್ನು ಅವನಿಗೆ ನೀಡುವುದರ ಜತೆಗೆ ಸತ್ಯನಿಷೇಧದ ಮಾರ್ಗ ಯಾವುದು, ದೇವಸ್ತುತಿಯ ಮಾರ್ಗ ಯಾವುದು ಎಂದು ಅವನಿಗೆ ತಿಳಿಸಿದೆವು.

7. ಇವರು (ಭೂಲೋಕದಲ್ಲಿ) ಹರಕೆ ಪೂರ್ತಿಗೊಳಿಸುವವರು.⁴ ಎಲ್ಲೆಲ್ಲೂ ವಿಪತ್ತೇ ಹಬ್ಬಿ ಕೊಂಡಿರುವ ಆ ದಿನವನ್ನು ಭಯ ಪಡುವವರೂ ಆಗಿರುವರು.

يُؤْفُونَ بِالَّذِينَ وَيَخَافُونَ يَوْمًا
كَانَ شَرُّهُ مُسْتَطِيرًا ①

8. ಮತ್ತು ಅಲ್ಲಾಹನ ಮೇಲಿನ ಪ್ರೇಮದಿಂದ ದರಿದ್ರರಿಗೂ ಅನಾಥರಿಗೂ ಸೆರೆಯಾಳುಗಳಿಗೂ ಊಟ ಕೊಡುತ್ತಾರೆ.

وَيُطْعِمُونَ الطَّعَامَ عَلَىٰ حُبِّهِ مِسْكِينًا
وَيَتِيمًا وَأَسِيرًا ①

9. (ಮತ್ತು ಅವರೊಡನೆ ಹೇಳುತ್ತಾರೆ,) "ನಾವು ನಿಮಗೆ ಕೇವಲ ಅಲ್ಲಾಹನಿಗಾಗಿ ಉಣಿಸುತ್ತಿದ್ದೇವೆ. ನಾವು ನಿಮ್ಮಿಂದ ಯಾವುದೇ ಪ್ರತಿಫಲವನ್ನಾಗಲಿ, ಕೃತಜ್ಞತೆಯನ್ನಾಗಲಿ ಬಯಸುವುದಿಲ್ಲ.

إِنَّمَا نُطْعِمُكُمْ لِوَجْهِ اللَّهِ لَا نُرِيدُ
مِنْكُمْ جَزَاءً وَلَا شُكْرًا ①

10. ನಮಗಂತು, ನಮ್ಮ ಪ್ರಭುವಿನಿಂದ ಆ ತೀವ್ರ ಕಾರಿಣ್ಯದ ಅತ್ಯಂತ ಸುದೀರ್ಘ ದಿನದ ಭಯವಿದೆ."

إِنَّا نَخَافُ مِنْ رَبِّنَا يَوْمًا عَبُوسًا
قَطَرِيرًا ①

11. ಅಲ್ಲಾಹನು ಅವರನ್ನು ಆ ದಿನದ ಕೇಡಿನಿಂದ ರಕ್ಷಿಸುವನು ಮತ್ತು ಅವರಿಗೆ ಉಲ್ಲಾಸವನ್ನೂ ಹರ್ಷವನ್ನೂ ನೀಡುವನು.

فَوَقَّعَهُمُ اللَّهُ شَرَّ ذَٰلِكَ الْيَوْمِ وَ
لَقَّهُمُ نَصْرَةً وَسُرُورًا ①

12. ಮತ್ತು ಅವರ ಸಹನೆಯ ಪ್ರತಿಫಲವಾಗಿ ಅವರಿಗೆ ಸ್ವರ್ಗೋದ್ಯಾನವನ್ನೂ ರೇಶ್ಮೆಯ ಉಡುಪನ್ನೂ ದಯಪಾಲಿಸುವನು.

وَ جَزَاءُ لَهُمْ بِمَا صَبَرُوا جَنَّةً وَحَرِيرًا ①

13. ಅಲ್ಲಿ ಅವರು ಉನ್ನತ ಪೀಠಗಳ ಮೇಲೆ ದಿಂಬುಗಳಿಗೊರಗಿ ಕುಳಿತಿರುವರು. ಅಲ್ಲಿ ಬಿಸಿಲಿನ ಧಗೆಯಾಗಲಿ, ಚಳಿಯ ತೀವ್ರತೆಯಾಗಲಿ ಅವರನ್ನು ಬಾಧಿಸಲಾರದು.

مُتَّكِنِينَ فِيهَا عَلَى الْأَسْرَابِ ④
يَرَوْنَ فِيهَا شَمْسًا وَلَا زَمَهْرِيرًا ①

14. ಸ್ವರ್ಗೋದ್ಯಾನದ ನೆರಳು ಅವರ ಮೇಲೆ ಬಾಗಿ ಹರಡಿರುವುದು ಮತ್ತು (ಯಥೇಷ್ಟವಾಗಿ ಕೊಯ್ದುಕೊಳ್ಳುವಂತೆ) ಅದರ ಫಲಗಳು ಸದಾ ಅವರಿಗೆ ಎಟಕುತ್ತಿರುವುವು.

وَدَانِيَةً عَلَيْهِمْ ظِلُّهَا وَذُلِّلَتْ
قُطُوبُهَا تَدْرِيًا ①

15. ಅವರ ಮುಂದೆ ಬೆಳ್ಳಿಯ ಪಾತ್ರೆಗಳನ್ನೂ⁶ ಗಾಜಿನ ಲೋಟಗಳನ್ನೂ ಸುತ್ತ ತರಲಾಗುವುದು-

وَ يُطَافُ عَلَيْهِمْ بِآنِيَةٍ مِنْ فِضَّةٍ
وَ أَكْوَابٍ كَانَتْ قَوَارِيرًا ⑥

4. ಹರಕೆಯೆಂದರೆ ದೇವನ ಜತೆ ಅವನ ಸಂಪ್ರೀತಿ ಗಳಿಸಲು ಕಡ್ಡಾಯ ಕೆಲಸವಲ್ಲದೆ ಇತರ ಯಾವುದಾದರೂ ಸತ್ಕಾರ್ಯವನ್ನೂ ಮಾಡುತ್ತೇನೆಂದು ಪ್ರತಿಜ್ಞೆ ಮಾಡುವುದು.

5. 'ಸಹನೆ' ಎಂಬ ಪದವನ್ನು ಇಲ್ಲಿ ಯಾವ ಅರ್ಥದಲ್ಲಿ ಬಳಸಲಾಗಿದೆ ಎಂದರೆ- ಸತ್ಯವಿಶ್ವಾಸ ಸ್ವೀಕರಿಸಿದ ಬಳಿಕ ಅವರು ಮರಣದ ತನಕವೂ ಅಲ್ಲಾಹನ ಆಜ್ಞಾಪಾಲನೆ ಮಾಡುತ್ತಿದ್ದರು ಮತ್ತು ಅವನ ಆಜ್ಞೋಲ್ಲಂಘನೆಯಿಂದ ದೂರವಿರುತ್ತಿದ್ದರು.

6. ಸೂರ: ಅರ್ಝುಖ್‌ರಾಫ್‌ನ 71ನೆಯ ಸೂಕ್ತದಲ್ಲಿ ಅವರ ಮುಂದೆ ಚಿನ್ನದ ಪಾತ್ರೆಗಳನ್ನು ತಿರುಗಿಸಲಾಗುತ್ತಿರುವುದು ಎಂದು ಹೇಳಲಾಗಿದೆ.

16. ಆ ಗಾಜುಗಳು ಕೂಡಾ ಬೆಳ್ಳಿಯ ತರದವುಗಳಾಗಿರುವವು.⁷ ಅವುಗಳನ್ನು (ಸ್ವರ್ಗದ ವ್ಯವಸ್ಥಾಪಕರು) ಸರಿಯಾದ ಪ್ರಮಾಣದಲ್ಲಿ ತುಂಬಿಸಿರುವರು.

قَوَارِيرًا مِنْ فِضَّةٍ قَدَّرُوهَا تَقْدِيرًا ۝

17. ಅಲ್ಲಿ ಅವರಿಗೆ ಶುಂಠಿ ಬೆರೆತಿರುವಂತಹ ಮದಿರೆಯನ್ನು ಕುಡಿಸಲಾಗುವುದು.⁸

وَيُسْقَوْنَ فِيهَا كَأْسًا كَانَ مِزَاجُهَا رَازِجِيًّا ۝

18. ಇದೊಂದು ಸ್ವರ್ಗದ ಚಿಲುಮೆಯಾಗಿದ್ದು ಇದನ್ನು 'ಸಲ್‌ಸಬೀಲ್' ಎನ್ನಲಾಗುತ್ತದೆ.

عَيْنًا فِيهَا تُسْقَى سَلْسَبِيلًا ۝

19. ಅವರ ಸೇವೆಗಾಗಿ ಸದಾ ಬಾಲಕರಾಗಿಯೇ ಇರುವಂತಹ ಬಾಲಕರು ಓಡಾಡುತ್ತಿರುವರು. ನೀವು ಅವರನ್ನು ಕಂಡರೆ ಹರಡಿರುವಂತಹ ಮುತ್ತುಗಳೆಂದೇ ಭಾವಿಸುವಿರಿ.

وَيَطُوفُ عَلَيْهِمْ وِلْدَانٌ مُخَلَّدُونَ إِذْ أَرَأَيْتُمْ حَسِبْتَهُمْ لُؤْلُؤًا مَنثورًا ۝

20. ಅಲ್ಲಿ ನೀವು ಎತ್ತ ದೃಷ್ಟಿ ಹರಿಸಿದರೂ ಅನುಗ್ರಹಗಳನ್ನೇ ಕಾಣುವಿರಿ ಮತ್ತು ಒಂದು ಬೃಹತ್ ಸಾಮ್ರಾಜ್ಯದ ಸಂಪತ್ ಸಾಮಗ್ರಿಗಳೇ ನಿಮಗೆ ಕಾಣಿಸುವವು.

وَإِذَا رَأَيْتُكُمْ تَعَبُّوْنَ أَعْيُنًا وَمُلْكًا كَبِيرًا ۝

21. ಅವರ ಮೈ ಮೇಲೆ ತೆಳ್ಳಗಿನ ರೇಶ್ಮೆಯ ಹಸಿರು ಉಡುಪು ಮತ್ತು ಜರತಾರಿ ಬಟ್ಟೆಗಳಿರುವವು. ಅವರಿಗೆ ಬೆಳ್ಳಿಯ ಕಂಕಣಗಳನ್ನು ತೊಡಿಸಲಾಗುವುದು ಮತ್ತು ಅವರ ಪ್ರಭು ಅವರಿಗೆ ನಿರ್ಮಲವಾದ ಮದಿರೆಯನ್ನು ಕುಡಿಸುವನು.

عَلَيْهِمْ ثِيَابٌ سُنْدُسٍ خُضْرٌ وَإِسْتَبْرَقٌ وَحُلُّوا أَسَاوِرًا مِنْ فِضَّةٍ وَسَقَّوْهُمْ رَبَّهُمْ سُرَابًا طَهُورًا ۝

22. ನಿಮಗಿರುವ ಪ್ರತಿಫಲವಿದು. ನಿಮ್ಮ ಸಾಧನೆಯು ಗೌರವಾರ್ಹವೆಂದು ಪರಿಗಣಿಸಲ್ಪಟ್ಟಿದೆ.

إِنَّ هَذَا كَانَ لَكُمْ جَزَاءً وَكَانَ سَعْيَكُمْ مَشْكُورًا ۝

ಇದರಿಂದ ಕೆಲವೊಮ್ಮೆ ಅಲ್ಲಿ ಬಂಗಾರದ ಪಾತ್ರೆಗಳು ಉಪಯೋಗಿಸಲ್ಪಟ್ಟರೆ ಮತ್ತು ಕೆಲವೊಮ್ಮೆ ಬೆಳ್ಳಿಯ ಪಾತ್ರೆಗಳು ಉಪಯೋಗಿಸಲ್ಪಡುತ್ತದೆಂದು ವ್ಯಕ್ತವಾಗುತ್ತದೆ.

7. ಅರ್ಥಾತ್- ಅದು ಬೆಳ್ಳಿಯೇ ಆಗಿದ್ದರೂ ಗಾಜಿನಂತೆ ಶುಭ್ರವಾಗಿರುವುದು.

8. ಅರಬ್ ನಿವಾಸಿಗಳು ಮದ್ಯದ ಜತೆಗೆ ಶುಂಠಿ ಬೆರೆಸಿದ ನೀರಿನ ಮಿಶ್ರಣವನ್ನು ಇಷ್ಟಪಡುತ್ತಿದ್ದರು. ಆದ್ದರಿಂದ ಅವರೊಡನೆ ಅಲ್ಲಿ ಅವರಿಗೆ ಶುಂಠಿ ಮಿಶ್ರಿತ ಮದ್ಯವನ್ನು ಕುಡಿಸಲಾಗುವುದು ಎಂದು ಹೇಳಲಾಗುತ್ತಿದೆ.

9. ಅಲ್ ಹಜ್ ಅಧ್ಯಾಯದ 23ನೆಯ ಸೂಕ್ತ ಮತ್ತು ಸೂರಾಃ ಫಾತಿರಾನ್ 33ನೆಯ ಸೂಕ್ತದಲ್ಲಿ ಅಲ್ಲಿ ಅವರಿಗೆ ಚಿನ್ನದ ಕಂಕಣವನ್ನು ತೊಡಿಸಲಾಗುವುದು ಎಂದು ಹೇಳಲಾಗಿದೆ. ಇದರಿಂದ ತಿಳಿದುಬರುವುದೇನೆಂದರೆ ತಮ್ಮಿಚ್ಚೆಗೆ ಅನುಸಾರ ಕೆಲವೊಮ್ಮೆ ಅವರು ಚಿನ್ನದ ಕಂಕಣ ಧರಿಸಿದರೆ ಮತ್ತು ಕೆಲವೊಮ್ಮೆ ಬೆಳ್ಳಿಯ ಕಂಕಣ ಧರಿಸುವರು. ಹಾಗೆಯೇ ಮನಬಂದಾಗ ಎರಡನ್ನೂ ಸೇರಿಸಿ ಉಪಯೋಗಿಸುವರು.

23. ಸಂದೇಶವಾಹಕರೇ, ನಾವೇ ಈ ಕುರ್ಆನನ್ನು ನಿಮ್ಮ ಮೇಲೆ ಸ್ವಲ್ಪ ಸ್ವಲ್ಪವಾಗಿ ಅವತೀರ್ಣಗೊಳಿಸಿದ್ದೇವೆ.¹⁰
24. ಆದುದರಿಂದ ನೀವು ನಿಮ್ಮ ಪ್ರಭುವಿನ ಅಪ್ಪಣೆಯ ವಿಷಯದಲ್ಲಿ ತಾಳ್ಮೆ ವಹಿಸಿರಿ¹¹ ಮತ್ತು ಇವರ ಪೈಕಿ ಯಾವುದೇ ಕರ್ಮಭ್ರಷ್ಟ ಅಥವಾ ಸತ್ಯನಿಷೇಧಿ ವ್ಯಕ್ತಿಯ ಮಾತನ್ನು ಅನುಸರಿಸಬೇಡಿರಿ.
25. ಸಂಜೆ-ಮುಂಜಾನೆಗಳಲ್ಲಿ ನಿಮ್ಮ ಪ್ರಭುವಿನ ನಾಮವನ್ನು ಸ್ಮರಿಸಿರಿ.
26. ಇರುಳಲ್ಲೂ ಅವನ ಮುಂದೆ ಸಾಷ್ಟಾಂಗವೆರಗಿರಿ ಮತ್ತು ರಾತ್ರೆಯ ದೀರ್ಘ ಸಮಯದಲ್ಲಿ ಅವನನ್ನು ಜಪಿಸುತ್ತಲಿರಿ.¹²
27. ಇವರಂತು ಶೀಘ್ರ ಪ್ರಾಪ್ತವಾಗುವ ವಸ್ತುವನ್ನು (ಇಹಲೋಕವನ್ನು) ಪ್ರೀತಿಸುತ್ತಾರೆ ಮತ್ತು ಮುಂದೆ ಬರಲಿರುವ ಮಹಾ ದಿನವನ್ನು ಕಡೆಗಣಿಸುತ್ತಾರೆ.
28. ನಾವೇ ಇವರನ್ನು ಸೃಷ್ಟಿಸಿರುತ್ತೇವೆ ಮತ್ತು ಇವರ ಸಂದುಗಳನ್ನು ಬಲಾಢ್ಯಗೊಳಿಸಿದ್ದೇವೆ. ನಾವಿಚ್ಛಿಸಿದಾಗ ಇವರ ರೂಪಗಳನ್ನು ಬದಲಿಸಿ ಬಿಡಬಲ್ಲೆವು.
29. ಇದೊಂದು ಬೋಧನೆಯಾಗಿದೆ. ಇನ್ನು ಇಷ್ಟು ಉಳ್ಳವನು ತನ್ನ ಪ್ರಭುವಿನ ಕಡೆಗೆ ಹೋಗುವ ಮಾರ್ಗವನ್ನು ಅನುಸರಿಸಲಿ.
30. ಮತ್ತು ಅಲ್ಲಾಹನು ಇಚ್ಛಿಸುವ ತನಕ, ನೀವು ಇಚ್ಛಿಸುವುದರಿಂದ ಏನೂ ನಡೆಯದು. ಖಂಡಿತವಾಗಿಯೂ ಅಲ್ಲಾಹನು ಸರ್ವಜ್ಞನೂ ಯುಕ್ತಿಪೂರ್ಣನೂ ಆಗಿರುತ್ತಾನೆ.

إِنَّا نَحْنُ نَزَّلْنَا عَلَيْكَ الْقُرْآنَ
تَنْزِيلًا ۝

فَأصْبِرْ لِحُكْمِ رَبِّكَ وَلَا تُطِعْ
مِنْهُمْ إِنَّمَا أَوْكْفُوْنَا ۝

وَإِذْ كَرَأْسَمَ رَبِّكَ بُكَرَةً وَأَصِيلًا ۝

وَمِنَ اللَّيْلِ فَاسْجُدْ لَهُ وَسَبِّحْهُ
لَيْلًا طَوِيلًا ۝

إِنَّ هَؤُلَاءِ يُجِبُّونَ الْعَاجِلَةَ وَ
يَدْرُؤُونَ وَرَاءَهُمْ يَوْمًا تَقِيْلًا ۝

نَحْنُ خَلَقْنَاهُمْ وَشَدَدْنَا أَسْرَهُمْ
وَإِذَا شِئْنَا بَدَّلْنَا أَمْثَلَهُمْ تَبْدِيلًا ۝

إِنَّ هَذِهِ تَذْكِرَةٌ فَمَنْ شَاءَ اتَّخَذْ
إِلَىٰ رَبِّهِ سَبِيلًا ۝

وَمَا تَشَاءُونَ إِلَّا أَنْ يَشَاءَ اللَّهُ إِنَّ
اللَّهَ كَانَ عَلِيمًا حَكِيمًا ۝



10. ಇಲ್ಲಿ ಪ್ರವಾದಿವರ್ಯರನ್ನುದ್ದೇಶಿಸಿ(ಸ) ಈ ಮಾತು ಹೇಳಲಾಗಿರುವಂತೆ ಗೋಚರಿಸುತ್ತದೆ. ಆದರೆ ನಿಜವಾಗಿ ಸತ್ಯನಿಷೇಧಿಗಳ ಒಂದು ಆಕ್ಷೇಪಕ್ಕೆ ಉತ್ತರ ನೀಡಲಾಗುತ್ತಿದೆ. ಪ್ರವಾದಿವರ್ಯರು(ಸ) ಚಿಂತನ-ಮಂಥನ ನಡೆಸಿ ಈ ಕುರ್ಆನನ್ನು ರಚಿಸುತ್ತಿದ್ದಾರೆ. ಅನ್ಯಥಾ ಅಲ್ಲಾಹನ ಪತಿಯಿಂದ ಯಾವುದೇ ಆದೇಶ ಬರುವುದಿದ್ದರೆ ಒಮ್ಮೆಲೇ ಸಂಪೂರ್ಣವಾಗಿ ಬರುತ್ತಿತ್ತು ಎಂದು ಅವರು ಆಕ್ಷೇಪ ವ್ಯಕ್ತಪಡಿಸುತ್ತಿದ್ದರು.
11. ಅರ್ಥಾತ್- ಯಾವ ಮಹತ್ಕಾರ್ಯಕ್ಕಾಗಿ ನಿಮ್ಮ ಪ್ರಭು ನಿಮ್ಮನ್ನು ನೇಮಿಸಿದ್ದಾನೋ ಅದರ ಬವಣೆ-ಬಳಿಕೆಗಳ ಬಗ್ಗೆ ತಾಳ್ಮೆ ವಹಿಸಿರಿ. ನಿಮಗೆ ಎದುರಾಗುವ ಎಲ್ಲಾ ವಿಷಯಗಳನ್ನು ಧೈರ್ಯದಿಂದ ಸಹಿಸಿಕೊಳ್ಳುತ್ತಾ ಸಾಗಿರಿ. ನಿಮ್ಮ ಪಾದಗಳು ಎಂದೂ ವಿಚಲಿತವಾಗದಂತೆ ನೋಡಿಕೊಳ್ಳಿರಿ.
12. ಸಮಯದ ನಿರ್ಧಾರದ ಜತೆಗೆ ಅಲ್ಲಾಹನ ಸ್ಮರಣೆಯ ಆದೇಶ ಕೊಡಲಾದರೆ ಅದರರ್ಥ ನಮಾಝ್ ಆಗಿದೆ. ಈ ಸೂಕ್ತದಲ್ಲಿ ಮೊಟ್ಟ ಮೊದಲು, 'ವದ್‌ಕುರಿಸ್ಮ ರಬ್ಬಿಕ ಬುಕರತನ್‌ವ ಅಸೀಲ' ಎಂದು ಹೇಳಲಾಗಿದೆ. 'ಬುಕರ!' ಎಂದು ಅರಬಿ ಭಾಷೆಯಲ್ಲಿ ಪ್ರಭಾವಕ್ಕೆ ಹೇಳಲಾಗುತ್ತದೆ. 'ಅಸೀಲ' ಎಂಬ ಪದವನ್ನು ಸೂರ್ಯ ನಡುನೆತ್ತಿಯಿಂದ ಸರಿಯುವುದರಿಂದ ಹಿಡಿದು ಸೂರ್ಯಾಸ್ತಮಾನದ ವರೆಗಿನ ಅವಧಿಗೆ ಉಪಯೋಗಿಸಲಾಗುತ್ತದೆ. ಅದರಲ್ಲಿ ಝಹರ್ ಮತ್ತು ಅಸರ್ ನಮಾಝಿನ ಅವಧಿ ಸೇರಿವೆ. ಅನಂತರ 'ವಮಿನಲ್ಲೆಲಿ

31. ಅವನು ತಾನಿಚ್ಛಿಸಿದವರನ್ನು ತನ್ನ ಕೃಪಾಶ್ರಯದಲ್ಲಿ ಸೇರಿಸಿಕೊಳ್ಳುತ್ತಾನೆ ಮತ್ತು ಅಕ್ರಮಿಗಳಿಗಾಗಿ ಅವನು ವೇದನಾಯುಕ್ತ ಯಾತನೆಯನ್ನು ಸಿದ್ಧಗೊಳಿಸಿ ಇಟ್ಟಿರುತ್ತಾನೆ.

قَدْ خَلَّ مِنْ يَشَاءِ فِي رَحْمَتِي
وَالظَّالِمِينَ أَعَدَّ لَهُمْ عَذَابًا أَلِيمًا

۞

ಫಸ್ದದ್ ಲಹು' ಎಂದು ಹೇಳಲಾಗಿದೆ. ರಾತ್ರಿಯ ಅವಧಿ ಸೂರ್ಯಾಸ್ತಮಾನದ ನಂತರದಿಂದ ಆರಂಭವಾಗುತ್ತದೆ. ಆದ್ದರಿಂದ ರಾತ್ರಿಯ ಸಾಷ್ಟಾಂಗದ ಆದೇಶದಲ್ಲಿ ಮಗ್ನಿಬ್ ಮತ್ತು ಇಷಾ ನಮಾಝಿನ ವೇಳೆಗಳು ಸೇರುತ್ತವೆ. ಅನಂತರ 'ರಾತ್ರಿಯ ದೀರ್ಘ ಸಮಯದಲ್ಲಿ ಅವನನ್ನು ಜಪಿಸುತ್ತಲಿರಿ' ಎಂದು ಹೇಳಲಾಗಿರುವುದು 'ತಹಜ್ಜುದ್' ನಮಾಝ್‌ನ ಕಡೆಗಿರುವ ಸ್ಪಷ್ಟವಾದ ಸೂಚನೆಯಾಗಿದೆ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1-6. ಒಂದರ ಹಿಂದೆ ಒಂದರಂತೆ ಕಳುಹಿಸಲ್ಪಡುವ (ಮಾರುತ), ಬಳಿಕ ಬಿರುಗಾಳಿಯ ವೇಗದಲ್ಲಿ ಬೀಸುವ ಮತ್ತು (ಮೋಡಗಳನ್ನು) ಎತ್ತಿಕೊಂಡು ಹರಡುವ, ಬಳಿಕ (ಅವುಗಳನ್ನು) ಸೀಳಿ ಬೇರ್ಪಡಿಸುವ- ಆಗ ನೆಪದ ರೂಪದಲ್ಲಾಗಲಿ ಅಥವಾ ಎಚ್ಚರಿಕೆಯ ರೂಪದಲ್ಲಾಗಲಿ (ಹೃದಯಗಳಲ್ಲಿ ದೇವ) ಸ್ಮರಣೆಯನ್ನು ಮೂಡಿಸುವವುಗಳಾಣೆ!¹

7. ನಿಮಗೆ ವಾಗ್ದಾನ ಮಾಡಲಾಗುತ್ತಿರುವ ಘಟನೆಯು ಖಂಡಿತವಾಗಿಯೂ ಸಂಭವಿಸಲಿದೆ.²

8. ಇನ್ನು- ನಕ್ಷತ್ರಗಳು ಕಳೆಗುಂದಿ ಹೋಗುವಾಗ-

9. ಮತ್ತು ಆಕಾಶವು ಸೀಳಲ್ಪಡುವಾಗ-

10. ಮತ್ತು ಪರ್ವತಗಳು ಹಿಂಜಲ್ಪಡುವಾಗ-

11. ಮತ್ತು ಪ್ರವಾದಿಗಳು ಹಾಜರಾಗುವ ಸಮಯ ಸನ್ನಿಹಿತವಾಗುವಾಗ³ (ಆ ದಿನ ಆ ಘಟನೆ ಸಂಭವಿಸಿ ಬಿಡುವುದು)

بِسْمِ اللَّهِ الرَّحْمَنِ الرَّحِيمِ

وَالْمُرْسَلَاتِ عُرْفًا ۝
عَصْفًا ۝
وَالنَّشْرَاتِ نَشْرًا ۝
فَالْفَرْقَاتِ فَرَقًا ۝
فَالْمُلْقَاتِ ۝
ذِكْرًا ۝
عُذْرًا أَوْ تَذْكِرًا ۝

إِنَّمَا تُوعَدُونَ لَوَاقِعٍ ۝

فَإِذَا النُّجُومُ طُمِسَتْ ۝

وَإِذَا السَّمَاءُ فُرِجَتْ ۝

وَإِذَا الْجِبَالُ سُفَّتْ ۝

وَإِذَا الرَّسُلُ أُقْبِتَتْ ۝

1. ಅರ್ಥಾತ್- ಕೆಲವೊಮ್ಮೆ ಅವುಗಳ ಬರುವಿಕೆ ನಿಂತು ಕ್ಷಾಮದ ಅಪಾಯ ತಲೆದೋರಿದಾಗ ಮನಸ್ಸು ಮೃದುವಾಗುತ್ತದೆ. ಜನರು ಅಲ್ಲಾಹನೊಡನೆ ಕ್ಷಮಾಯಾಚನೆ ಮಾಡತೊಡಗುತ್ತಾರೆ. ಕೆಲವೊಮ್ಮೆ ಅವು ಕೃಪಾವೃಷ್ಟಿ ತಂದಾಗ ಜನರು ಅಲ್ಲಾಹನನ್ನು ಸ್ತುತಿಸುತ್ತಾರೆ. ಕೆಲವೊಮ್ಮೆ ಅವು ಚಂಡಮಾರುತದ ಭೀಕರ ರೂಪ ತಾಳಿದಾಗ ಮನಸ್ಸಿನಲ್ಲಿ ಭಯ ಆವರಿಸುತ್ತದೆ. ವಿನಾಶದ ಭಯದಿಂದ ಜನರು ದೇವನತ್ತ ತಿರುಗುತ್ತಾರೆ.
2. ಅರ್ಥಾತ್- ಮಾರುತಗಳ ಈ ವ್ಯವಸ್ಥೆ ಪುನರುತ್ಥಾನವಂತೂ ಒಂದು ದಿನ ಬಂದೇ ತೀರುವುದು ಎಂಬುದರ ಸಾಕ್ಷ್ಯ ವಹಿಸುತ್ತದೆ. ಗಾಳಿಯು, ಸೃಷ್ಟಿಗಳ ಬದುಕಿನ ಅತ್ಯಂತ ಪ್ರಮುಖ ಆಧಾರವಾಗಿದೆ. ಆದರೆ ಅಲ್ಲಾಹನು ತಾನಿಚ್ಛಿಸಿದಾಗ ಅದನ್ನು ವಿನಾಶ ಸಾಧನವನ್ನಾಗಿ ಮಾಡುತ್ತಾನೆ ಮತ್ತು ಮಾಡಿದ್ದಾನೆ.
3. ಹಶ್ರನ ಮೈದಾನದಲ್ಲಿ ಸಮಸ್ತ ಮಾನವಕುಲದ ವಿಚಾರಣೆ ನಡೆಯುವಾಗ ಪ್ರತಿಯೊಂದು ಸಮುದಾಯದ ಪ್ರವಾದಿಯನ್ನು ಸಾಕ್ಷ್ಯ

12. ಈ ಕಾರ್ಯವನ್ನು ಯಾವ ದಿನಕ್ಕಾಗಿ ಮುಂದೂಡಲಾಗಿದೆ?

لَا آتِي يَوْمٍ أُجِّلَتْ ۝

13. ತೀರ್ಮಾನದ ದಿನಕ್ಕಾಗಿ.

لِيَوْمِ الْقَضَىٰ ۝

14. ಆ ತೀರ್ಮಾನದ ದಿನವೇನೆಂಬುದು ನಿಮಗೇನು ಗೊತ್ತು?

وَمَا أَدْرَاكَ مَا يَوْمَ الْقَضَىٰ ۝

15. ಅಂದು, ಸುಳ್ಳಾಗಿಸುವವರಿಗೆ ವಿನಾಶವಿದೆ.

وَيَلُوكُ يَوْمَئِذٍ الْمُكْدِبِينَ ۝

16. ನಾವು ಹಿಂದಿನವರನ್ನು ನಾಶಗೊಳಿಸಲಿಲ್ಲವೇ?

أَلَمْ نُهْلِكِ الْأَوَّلِينَ ۝

17. ಆ ಬಳಿಕ ಅನಂತರದವರನ್ನೂ ನಾವು ಅದರ ಹಿಂದೆಯೇ ಕಳುಹಿಸುವೆವು.

ثُمَّ نَتَّبِعُهُمُ الْآخِرِينَ ۝

18. ನಾವು ಅಪರಾಧಿಗಳೊಂದಿಗೆ ಹೀಗೆಯೇ ವ್ಯವಹರಿಸುತ್ತೇವೆ.

كَذَلِكَ نَفْعَلُ بِالْمُجْرِمِينَ ۝

19. ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ.⁴

وَيَلُوكُ يَوْمَئِذٍ الْمُكْدِبِينَ ۝

20. ನಾವು ನಿಮ್ಮನ್ನು ಒಂದು ತುಚ್ಛ ದ್ರವದಿಂದ ಸೃಷ್ಟಿಸಲಿಲ್ಲವೇ?

أَلَمْ نَخْلُقْكُمْ مِنْ مَّاءٍ مَهِينٍ ۝

21. ಮತ್ತು ಅದನ್ನು ಒಂದು ಸುರಕ್ಷಿತ ಸ್ಥಳದಲ್ಲಿರಿಸಲಿಲ್ಲವೇ?

فَجَعَلْنَاهُ فِي قَرَارٍ مَكِينٍ ۝

22. ಒಂದು ನಿಶ್ಚಿತ ಕಾಲಾವಧಿವರೆಗೆ-

إِلَىٰ قَدَرٍ مَّعْلُومٍ ۝

23. ನೋಡಿರಿ, ನಾವು ಹಾಗೆ ಮಾಡಲು ಸಮರ್ಥರಾಗಿದ್ದೆವು. ಆದುದರಿಂದ ನಾವು ಅತ್ಯುತ್ತಮ ಸಾಮರ್ಥ್ಯವುಳ್ಳವರಾಗಿದ್ದೇವೆ.

فَقَدَرْنَا وَفِي عَمَلٍ قَدِيرٍ ۝

24. ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ.⁵

وَيَلُوكُ يَوْمَئِذٍ الْمُكْدِبِينَ ۝

25. ನಾವು ಭೂಮಿಯನ್ನು ಶೇಖರಿಸಿಡುವಂತಹದಾಗಿ ಮಾಡಲಿಲ್ಲವೇ?

أَلَمْ نَجْعَلِ الْأَرْضَ كِفَاتًا ۝

ವಹಿಸಲು ಮುಂದೆ ತರಲಾಗುವುದು. ಅವರು ತಾನು ಅಲ್ಲಾಹನ ಸಂದೇಶವನ್ನು ಜನರಿಗೆ ತಲಪಿಸಿದ್ದೇನೆ ಎಂಬುದರ ಸಾಕ್ಷ್ಯವಹಿಸಬೇಕಾಗುವುದು. ಪವಿತ್ರ ಕುರ್ಆನಿನಲ್ಲಿ ಈ ವಿಷಯವನ್ನು ಅನೇಕ ಕಡೆ ಪ್ರಸ್ತಾಪಿಸಲಾಗಿದೆ.

4. ಲೋಕದಲ್ಲಿ ಅವರು ಯಾವ ಪರಿಣಾಮವನ್ನು ಎದುರಿಸಿದ್ದಾರೋ ಅಥವಾ ಎದುರಿಸಲಿದ್ದಾರೋ ಅದು ಅವರ ನಿಜವಾದ ಶಿಕ್ಷೆಯಲ್ಲ. ನಿಜವಾದ ಶಿಕ್ಷೆ ಅವರಿಗೆ ಫಲಿತಾಂಶದ ಆ ದಿನದಂದು ಎರಗುವುದು ಎಂದು ಹೇಳುವುದು ಇಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲಾಗಿರುವುದರ ಉದ್ದೇಶವಾಗಿದೆ.

5. ಅರ್ಥಾತ್- ಮರಣೋತ್ತರ ಜೀವನದ ಈ ಸುಸ್ಥಿತಿ ಸಾಕ್ಷಿ ಮುಂದಿರುವಾಗಲೂ ಇಂದು ಅದನ್ನು ನಿರಾಕರಿಸುತ್ತಿರುವ ಜನರು ಆ ದಿನ ವಿನಾಶಕ್ಕೀಡಾಗುವರು.

26. ಜೀವಂತವಿರುವವರಿಗಾಗಿಯೂ ಮೃತರಿಗಾಗಿಯೂ
 27. ಮತ್ತು ಅದರಲ್ಲಿ ಉನ್ನತೋನ್ನತ ಪರ್ವತಗಳನ್ನು ಸ್ಥಿರವಾಗಿರಿಸಿ
 ಲಿಲ್ಲವೇ? ಮತ್ತು ನಿಮಗೆ ಸಿಹಿ ನೀರನ್ನು ಕುಡಿಸಲಿಲ್ಲವೇ?
 28. ಅಂದು ಸುಳ್ಳಾಗಿರುವವರಿಗೆ ವಿನಾಶವಿದೆ.⁶
 29. ⁷ಈಗ, ನೀವು ಯಾವುದನ್ನು ಸುಳ್ಳೆಂದು ಹೇಳುತ್ತಿದ್ದೀರೋ
 ಅದರಡೆಗೇ ನಡೆಯಿರಿ-
 30. ಮೂರು ಕವಲುಗಳುಳ್ಳ ನೆರಳಿನ ಕಡೆಗೆ ನಡೆಯಿರಿ-⁸
 31. (ಅದು) ತಂಪೊದಗಿಸುವಂತಹದೂ ಅಲ್ಲ, ಅಗ್ನಿ ಜ್ವಾಲೆಯಿಂದ
 ರಕ್ಷಿಸುವಂತಹದೂ ಅಲ್ಲ.
 32. ಆ ಬೆಂಕಿಯು ದೊಡ್ಡ ದೊಡ್ಡ ಭವನದಂತಹ ಕಿಡಿಗಳನ್ನು
 ಉಗುಳುವುದು.
 33. ಅವು (ಜಿಗಿಯುತ್ತಿರುವ) ಹಳದಿ ಒಂಟೆಗಳೋ ಎಂಬಂತಿರುವುವು.
 34. ಅಂದು ಸುಳ್ಳಾಗಿರುವವರಿಗೆ ವಿನಾಶವಿದೆ.
 35. ಅದು, ಅವರೇನೂ ಮಾತನಾಡದ ದಿನವಾಗಿರುವುದು-
 36. ಮತ್ತು ಅವರಿಗೆ ಅಂದು ನೆಪಗಳನ್ನೊಡ್ಡುವ ಅನುಮತಿಯನ್ನೂ
 ನೀಡಲಾಗದು.⁹
 37. ಅಂದು ಸುಳ್ಳಾಗಿರುವವರಿಗೆ ವಿನಾಶವಿದೆ.

أَحْيَاءٍ وَ أَمْوَاتٍ ۖ

وَجَعَلْنَا فِيهَا رِوَاسِيَ شِجَاتٍ ۙ

أَسْقَيْنَاكُمْ مَاءً فُرَاتًا ۖ

وَيَلُّ يَوْمَئِذٍ لِلْمُكَذِّبِينَ ۖ

إِنطِقُوا إِلَى مَا كُنتُمْ بِهِ تُكَذِّبُونَ ۗ

إِنطِقُوا إِلَى ظِلِّ ذِي تَلْثِ شَعْبٍ ۖ

لَا ظِلِيلٌ وَلَا يُعْنِي مِنَ اللَّهِ ۖ

إِنَّهَا تَرْمِي بِشَرِّهَا كَالْقَصْرِ ۗ

كَأَنَّهَا جَمَلَاتٌ صُفْرٌ ۖ

وَيَلُّ يَوْمَئِذٍ لِلْمُكَذِّبِينَ ۖ

هَذَا يَوْمٌ لَا يَنْطِقُونَ ۗ


وَلَا يُؤَدِّنُ لَهُمْ فَيْعَةً رُؤُونًا ۖ

وَيَلُّ يَوْمَئِذٍ لِلْمُكَذِّبِينَ ۖ

6. ಅರ್ಥಾತ್- ಯಾರು ದೇವನ ಯುಕ್ತಿ ಮತ್ತು ಮಹಿಮೆಗಳ ಈ ಚಮತ್ಕಾರಗಳನ್ನು ನೋಡಿದ ನಂತರವೂ ಪರಲೋಕದ ಸಾಧ್ಯತೆ ಮತ್ತು ಸತ್ಯತೆಯನ್ನು ನಿರಾಕರಿಸುತ್ತಾರೋ ಅವರು ಅದೇ ರೀತಿಯ ಭ್ರಮೆಯಲ್ಲಿರಬಯಸಿದರೆ ಇದ್ದು ಬಿಡಲಿ. ಎಲ್ಲವೂ ಅವರ ನಿರೀಕ್ಷೆಗೆ ವಿರುದ್ಧವಾಗಿ ನಡೆಯುವ ಆ ದಿನ, ನಮ್ಮ ಮೂರ್ಖತನದ ಮೂಲಕ ನಾವು ನಮಗೇ ನಷ್ಟ ಉಂಟು ಮಾಡಿದವು ಎಂದು ಅವರಿಗೆ ತಿಳಿದುಬರುವುದು.
7. ಪರಲೋಕಕ್ಕೆ ಆಧಾರಗಳನ್ನು ನೀಡಲಾದ ನಂತರ, ಈಗ ಆ ದಿನ ಬಂದು ಬಿಟ್ಟಾಗ ನಿಷೇಧಿಗಳು ಯಾವ ಪರಿಣಾಮವನ್ನೆದುರಿಸುವರು ಎಂದು ಹೇಳಲಾಗುತ್ತಿದೆ.
8. ನೆರಳು ಎಂದರೆ ಹೊಗೆಯ ನೆರಳಾಗಿದೆ. ದೊಡ್ಡ ಪ್ರಮಾಣದಲ್ಲಿ ಹೊಗೆಯೆದ್ದಾಗ ಅದು ಮೇಲೆ ಹೋಗಿ ಅನೇಕ ಶಾಖೆಗಳಲ್ಲಿ ವಿಭಜನೆಯಾಗುತ್ತದೆ. ಇದನ್ನೇ ಇಲ್ಲಿ ಮೂರು ಶಾಖೆಗಳು ಎಂದು ಹೇಳಲಾಗಿದೆ.
9. ಅರ್ಥಾತ್- ಅವರ ವಿರುದ್ಧ ಎಷ್ಟು ಪ್ರಬಲವಾದ ಆಧಾರ ಪ್ರಮಾಣಗಳೊಂದಿಗೆ ಮೊಕದ್ದಮೆಯನ್ನು ಸಾಬೀತು ಪಡಿಸಲಾಗುವುದೆಂದರೆ ಅವರು ಸ್ತಂಭೀಭೂತರಾಗಿ ಬಿಡುವರು. ಅವರಿಗೆ ತಮ್ಮ ಪರವಾಗಿ ಯಾವುದೇ ಸಬೂಬು ಹೇಳುವ ಅವಕಾಶವೇ ದೊರೆಯಲಾರದು.

38. ಇದು ತೀರ್ಪಿನ ದಿನ. ನಾವು ನಿಮ್ಮನ್ನೂ ನಿಮ್ಮ ಪೂರ್ವಜರನ್ನೂ ಒಟ್ಟುಗೂಡಿಸಿ ಬಿಟ್ಟಿದ್ದೇವೆ. ﴿٣٨﴾ هَذَا يَوْمُ الْفَصْلِ جَعَلْنَاكُمْ وَالْآوَالِينَ
39. ಈಗ ನಿಮಗೆ ಸಾಧ್ಯವಿದ್ದರೆ ನನ್ನ ವಿರುದ್ಧ ಏನಾದರೂ ಕುತಂತ್ರ ನಡೆಸಿ ನೋಡಿರಿ. ﴿٣٩﴾ فَإِنْ كَانَ لَكُمْ كَيْدٌ فَكِيدُوا
40. ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ. ﴿٤٠﴾ وَيْلٌ يَوْمَئِذٍ لِلْمُكَذِّبِينَ
41. ಧರ್ಮನಿಷ್ಠರು ಇಂದು ನೆರಳುಗಳಲ್ಲೂ ಚಿಲುಮೆಗಳಲ್ಲೂ ಇದ್ದಾರೆ- ﴿٤١﴾ إِنَّ الْمُتَّقِينَ فِي ظِلِّ وَعُيُونٍ
42. ಮತ್ತು ಅವರು ಇಷ್ಟಪಡುವ ಫಲಗಳು(ಅವರಿಗಾಗಿ ಸಿದ್ಧವಾಗಿವೆ). ﴿٤٢﴾ وَفَوَاكِهَ مِمَّا يَشْتَهُونَ
43. ನೀವು ಮಾಡುತ್ತಿದ್ದ ಕರ್ಮಗಳ ಪ್ರತಿಫಲವಾಗಿ ಸಂತೋಷದಿಂದ ತಿನ್ನಿರಿ ಮತ್ತು ಕುಡಿಯಿರಿ. ﴿٤٣﴾ كُلُوا وَاشْرَبُوا هَنِيئًا بِمَا كُنْتُمْ تَعْمَلُونَ
44. ನಾವು ಸಜ್ಜನರಿಗೆ ಇಂತಹದೇ ಸತ್ಥಲವನ್ನು ನೀಡುತ್ತೇವೆ. ﴿٤٤﴾ إِنَّا كَذَلِكَ نَجْزِي الْمُحْسِنِينَ
45. ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ. ﴿٤٥﴾ وَيْلٌ يَوْمَئِذٍ لِلْمُكَذِّبِينَ
46. ತಿನ್ನಿರಿ ಮತ್ತು ಅನುಭೋಗಿಸಿರಿ¹⁰- ಕೆಲವು ದಿನ ಮಾತ್ರ. ವಾಸ್ತವ ದಲ್ಲಿ ನೀವು ಅಪರಾಧಿಗಳಾಗಿದ್ದೀರಿ. ﴿٤٦﴾ كُلُوا وَتَسَكَّرُوا لَيْلًا إِنَّا كُنتُمْ مُجْرِمُونَ
47. ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ. ﴿٤٧﴾ وَيْلٌ يَوْمَئِذٍ لِلْمُكَذِّبِينَ
48. ಇವರೊಡನೆ (ಅಲ್ಲಾಹನ ಮುಂದೆ) ತಲೆಬಾಗಿರಿ ಎಂದಾಗ ಇವರು ತಲೆಬಾಗುವುದಿಲ್ಲ. ﴿٤٨﴾ وَإِذَا قِيلَ لَهُمُ ارْكَعُوا لَا يَرْكَعُونَ
49. ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ. ﴿٤٩﴾ وَيْلٌ يَوْمَئِذٍ لِلْمُكَذِّبِينَ
50. ಇನ್ನು ಇದರ (ಕುರ್ಆನಿನ) ಅನಂತರ ಇನ್ನಾವ ವಚನದ ಮೇಲೆ ತಾನೇ ಇವರು ವಿಶ್ವಾಸವಿರಿಸುವರು? ﴿٥٠﴾ فَبِأَيِّ حَدِيثٍ بَعْدَهُ يُؤْمِنُونَ

10. ಮಾತನ್ನು ಕೊನೆಗೊಳಿಸುತ್ತಾ, ಮಕ್ಕಾದ ಸತ್ಯನಿಷ್ಠೆಗಳನ್ನಷ್ಟೇ ಅಲ್ಲದೆ ವಿಶ್ವದ ಸಮಸ್ತ ಸತ್ಯನಿಷ್ಠೆಗಳನ್ನು ಉದ್ದೇಶಿಸಿ ಈ ಮಾತು ಹೇಳಲಾಗುತ್ತಿದೆ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. *ಇವರು ಯಾವ ವಿಷಯದ ಕುರಿತು ವಿಚಾರಿಸುತ್ತಿದ್ದಾರೆ?
2. ಆ ಮಹಾ ವಾರ್ತೆಯ ಕುರಿತು-
3. ಇವರು ನಾನಾ ವಿಧದ ಪಿಸು ಮಾತುಗಳನ್ನಾಡುತ್ತಿರುವುದೇ?
4. ಖಂಡಿತ ಅಲ್ಲ! ಸದ್ಯದಲ್ಲೇ ಅವರಿಗೆ ತಿಳಿದು ಬರುವುದು-
5. ಹೌದು ಖಂಡಿತ ಅಲ್ಲ! ಸದ್ಯದಲ್ಲೇ ಅವರಿಗೆ ತಿಳಿದು ಬರುವುದು.
6. ಇವು ವಾಸ್ತವಿಕತೆಯಲ್ಲವೆ, ನಾವು ಭೂಮಿಯನ್ನು ಹಾಸನ್ನಾಗಿ ಮಾಡಿರುವುದು-
7. ಪರ್ವತಗಳನ್ನು ಮೊಳೆಗಳಂತೆ ನಾಟಿ ಬಿಟ್ಟಿರುವುದು.
8. ನಿಮ್ಮನ್ನು (ಸ್ತ್ರೀ ಮತ್ತು ಪುರುಷರ) ಜೋಡಿಗಳ ರೂಪದಲ್ಲಿ ಸೃಷ್ಟಿಸಿರುವುದು-
9. ನಿಮ್ಮ ನಿದ್ರೆಯನ್ನು ವಿಶ್ರಾಂತಿಯ ಸಾಧನವಾಗಿ ಮಾಡಿರುವುದು-
10. ರಾತ್ರಿಯನ್ನು ಮರೆಮಾಡುವ ಸಾಧನವಾಗಿ ಮಾಡಿರುವುದು-
11. ಹಗಲನ್ನು ಉಪಜೀವನವನ್ನರಸುವ ಸಮಯವಾಗಿಯೂ ಮಾಡಿ ರುವುದು-

بِسْمِ اللَّهِ الرَّحْمَنِ الرَّحِيمِ

عَمَّ يَتَسَاءَلُونَ

عَنِ النَّبَاِ الْعَظِيمِ

الَّذِي هُمْ فِيهِ مُخْتَلِفُونَ

كَلَّا سَيَعْلَمُونَ

ثُمَّ كَلَّا سَيَعْلَمُونَ

أَلَمْ نَجْعَلِ الْأَرْضَ مِهْدًا

وَ الْجِبَالَ أَوْتَادًا

وَ خَلَقْنَاكُمْ أَمْرًا وَاجِبًا

وَ جَعَلْنَا نَوْمَكُمْ سُباتًا

وَ جَعَلْنَا النَّيْلَ لِبَاسًا

وَ جَعَلْنَا النَّهَارَ مَعَاشًا

*ಇಲ್ಲಿಂದ 30ನೆಯ ಕಾಂಡ ಆರಂಭ

1. ಅರ್ಥಾತ್- ಪರಲೋಕದ ಬಗ್ಗೆ ಜನರು ಆಡಿಕೊಳ್ಳುತ್ತಿರುವ ಮಾತುಗಳೆಲ್ಲವೂ ತಪ್ಪು. ಅವರು ಕಲ್ಪಿಸಿಕೊಂಡಿರುವುದಾದರೂ ಸರಿಯಲ್ಲ.

12. ನಿಮ್ಮ ಮೇಲ್ಭಾಗದಲ್ಲಿ ಬಲವಾದ ಸಪ್ತ ಗಗನಗಳನ್ನು ನೆಲೆ
ಗೊಳಿಸಿರುವುದು- ﴿وَبَنَيْنَا فَوْقَكُمْ سَبْعًا شِدَادًا﴾
13. ಒಂದು ಪ್ರಕಾಶಮಾನವಾದ ಬಿಸಿಯಾದ ದೀಪವನ್ನು ಸೃಷ್ಟಿಸಿ
ರುವುದು-² ﴿وَجَعَلْنَا سِرَاجًا وَهَاجًا﴾
14. ಮೋಡಗಳಿಂದ ಎಡೆಬಿಡದೆ ಮಳೆಯನ್ನು ಸುರಿಸುವುದು- ﴿وَأَنْزَلْنَا مِنَ الْمُعْصِرَاتِ مَاءً نَّجًّا﴾
- 15-16. ತನ್ಮೂಲಕ ಧಾನ್ಯಗಳನ್ನೂ ಹಸಿರು ತರಕಾರಿಗಳನ್ನೂ ದಟ್ಟವಾದ
ತೋಟಗಳನ್ನೂ ಬೆಳೆಸಿರುವುದು. ﴿لِنُخْرِجَ بِهِ حَبًّا وَنَبَاتًا﴾
﴿وَجَنَّاتٍ أَلْفَافًا﴾
17. ನಿಸ್ಸಂದೇಹವಾಗಿಯೂ ತೀರ್ಮಾನದ ದಿನವು ಒಂದು ನಿಶ್ಚಿತ
ಸಮಯವಾಗಿದೆ- ﴿إِنَّ يَوْمَ الْقِيَامِ كَانَ مِيقَاتًا﴾
18. ಕಹಳೆಯನ್ನು ಊದುವುದು ನೀವು ತಂಡೋಪತಂಡಗಳಾಗಿ
ಹೊರಟು ಬರುವಿರಿ- ﴿يَوْمَ يُنْفَخُ فِي الصُّورِ نَادِيٌّ أَنْوَجًا﴾
19. ಆಕಾಶವನ್ನು ತೆರೆದು ಬಿಡಲಾಗುವುದು- ಅದು ದ್ವಾರಗಳೇ
ದ್ವಾರಗಳಾಗಿ ಬಿಡುವುದು- ﴿وَفُتِحَتِ السَّمَاءُ فَكَانَتْ أَبْوَابًا﴾
20. ಮತ್ತು ಪರ್ವತಗಳು ಚಲಿಸಲ್ಪಡುವವು- ಅವು ಮರೀಚಿಕೆಗಳಾಗಿ
ಬಿಡುವವು. ﴿وَسُيِّرَتِ الْجِبَالُ فَكَانَتْ سَرَابًا﴾
21. ವಾಸ್ತವದಲ್ಲಿ, ನರಕವು ಒಂದು ಬೋನಾಗಿದೆ.³ ﴿إِنَّ جَهَنَّمَ كَانَتْ مِرْصَادًا﴾
22. ಅದು ವಿದ್ರೋಹಿಗಳ ವಾಸಸ್ಥಾನವಾಗಿದೆ- ﴿لِلظَّالِمِينَ مَا بَأْسًا﴾
23. ಅದರಲ್ಲಿ ಅವರು ದೀರ್ಘಕಾಲ ಬಿದ್ದು ಕೊಂಡಿರುವರು.⁴ ﴿لِثِيْنٍ فِيهَا أَحْقَابًا﴾

2. ಅರ್ಥಾತ್- ಸೂರ್ಯ. ಮೂಲದಲ್ಲಿ 'ವಹ್ಷಾಜ್' ಎಂಬ ಪದ ಪ್ರಯೋಗವಾಗಿದೆ. ಅದರ ಅರ್ಥ ಅತ್ಯಂತ ಹೆಚ್ಚು ಉಷ್ಣಾಂಶ ಉಳ್ಳದ್ದು ಎಂದೂ ಆಗುತ್ತದೆ ಮತ್ತು ಅತ್ಯಂತ ಪ್ರಕಾಶಮಯ ಎಂದೂ ಆಗುತ್ತದೆ. ಆದ್ದರಿಂದಲೇ ಅನುವಾದದಲ್ಲಿ ನಾವು ಎರಡೂ ಪದಗಳನ್ನು ಸೇರಿಸಿದ್ದೇವೆ.
3. ಬೋನು- ಎಂದರೆ ಇಲ್ಲಿ ಬೇಟೆಯ ಪ್ರಾಣಿಗೆ- ಅದು ತಿಳಿಯದೆ ಬಂದು ಸಿಕ್ಕಿಹಾಕಿಕೊಳ್ಳಲು ಸಿದ್ಧಪಡಿಸಲಾದ ಸ್ಥಳ. ನರಕಕ್ಕೆ ಈ ಪದ ಪ್ರಯೋಗವಾಗಿದೆ. ಏಕೆಂದರೆ ದೇವಧಿಕ್ಕಾರಿಗಳು ಲೋಕದಲ್ಲಿ ಅವನ ಬಗ್ಗೆ ನಿರ್ಭೀತಿಯಿಂದ ಮೆರೆಯುತ್ತಾ ತಿರುಗಾಡುತ್ತಾರೆ. ಈ ವಿಶ್ವವು ತಮಗಾಗಿಯೇ ಇರುವ ಮುಕ್ತವಾದ ಆಡುಂಬೊಲವಾಗಿದೆ, ಇಲ್ಲಿ ಯಾರ ಹಿಡಿತದ ಭಯವೂ ಇಲ್ಲವೆಂದು ಅವರು ಭಾವಿಸುತ್ತಾರೆ. ಆದರೆ ನರಕವು ಅವರನ್ನು ಹೊಂಚು ಹಾಕಿ ಹಿಡಿಯುವ ಸ್ಥಳವಾಗಿದೆ. ಒಮ್ಮೆ ಅವರು ಅದರಲ್ಲಿ ಸಿಕ್ಕಿ ಹಾಕಿಕೊಂಡರೆ ಅನಂತರ ಸದಾ ಸಿಕ್ಕಿಹಾಕಿಕೊಂಡೇ ಇರುತ್ತಾರೆ.
4. ಮೂಲದಲ್ಲಿ 'ಅಹ್‌ಕಾಬ್' ಎಂಬ ಪದ ಪ್ರಯೋಗವಾಗಿದೆ. ಅದರ ಅರ್ಥ ಅನುಕ್ರಮವಾಗಿ ಬರುವ ಸುದೀರ್ಘ ಅವಧಿಗಳು ಅಥವಾ

24. ಅದರೊಳಗೆ ಅವರು ಯಾವುದೇ ತಂಪನ್ನಾಗಲಿ, ಕುಡಿಯಲರ್ಹವಾದ ಯಾವುದೇ ವಸ್ತುವಿನ ರುಚಿಯನ್ನಾಗಲಿ ಸವಿಯಲಾರರು- لا يَذُوقُونَ فِيهَا بَرْدًا وَلَا شَرَابًا ﴿٢٤﴾
25. ಏನಾದರೂ ಸಿಗುವುದಿದ್ದರೆ ಅದು ಕುದಿಯುವ ನೀರು ಮತ್ತು ಹುಣ್ಣುಗಳ ಕೀವು ಮಾತ್ರ- إِلَّا حَيْبًا وَغَسَّاقًا ﴿٢٥﴾
26. (ಅವರ ದುಷ್ಟತ್ಯಗಳ) ಪರಿಪೂರ್ಣ ಪ್ರತಿಫಲವಿದು. جَزَاءٌ وَفَاتًا ﴿٢٦﴾
27. ಅವರು ಯಾವುದೇ ವಿಚಾರಣೆಯನ್ನು ನೀರೀಕ್ಷಿಸುತ್ತಿರಲಿಲ್ಲ- أَنَّهُمْ كَانُوا لَا يَرْجُونَ حِسَابًا ﴿٢٧﴾
28. ಮತ್ತು ಅವರು ನಮ್ಮ ಸೂಕ್ತಗಳನ್ನು ಸಂಪೂರ್ಣವಾಗಿ ಸುಳ್ಳಾಗಿಸಿ ಬಿಟ್ಟಿದ್ದರು. وَكَذَّبُوا بِآيَاتِنَا كِذَابًا ﴿٢٨﴾
29. ವಸ್ತುತಃ ನಾವು ಪ್ರತಿಯೊಂದನ್ನೂ ಸರಿಯಾಗಿ ಎಣಿಸಿ ಬರೆ ದಿಟ್ಟಿದ್ದೆವು- وَكُلَّ شَيْءٍ أَحْصَيْنَاهُ كِتَابًا ﴿٢٩﴾
30. ಈಗ ಇದರ ರುಚಿ ಸವಿಯಿರಿ. ನಾವು ನಿಮಗಾಗಿ ಯಾತನೆಯ ಹೊರತು ಬೇರೇನನ್ನೂ ಖಂಡಿತ ಹೆಚ್ಚಿಸಲಾರೆವು. فَذُوقُوا فَلَآنُ نَزِيدُكُمْ إِلَّا عَذَابًا ﴿٣٠﴾
31. ಖಂಡಿತವಾಗಿಯೂ ಧರ್ಮನಿಷ್ಠರಿಗಾಗಿ ಯಶಸ್ಸಿನ ಒಂದು ಸ್ಥಾನವಿದೆ. إِنَّ لِلْمُتَّقِينَ مَفَازًا ﴿٣١﴾
32. ಅವರಿಗಾಗಿ ಉದ್ಯಾನಗಳು ಮತ್ತು ದ್ರಾಕ್ಷೆಗಳಿವೆ- حَدَائِقَ وَأَعْنَابًا ﴿٣٢﴾
33. ಸಮವಯಸ್ಕ ನವತರುಣಿಯರಿದ್ದಾರೆ- وَكَوَاعِبَ أَشْرَابًا ﴿٣٣﴾
34. ಮತ್ತು ತುಂಬಿ ತುಳುಕುವ ಪಾನಪಾತ್ರೆಗಳಿವೆ. وَكَأْسًا دِهَاقًا ﴿٣٤﴾
35. ಅಲ್ಲಿ ಅವರು ಯಾವುದೇ ಅಸಂಬದ್ಧ ಮತ್ತು ಸುಳ್ಳು ಮಾತನ್ನು ಕೇಳಲಾರರು. لَا يَسْعَوْنَ فِيهَا لِلْعُتَا وَلَا كِذَابًا ﴿٣٥﴾
36. ನಿಮ್ಮ ಪ್ರಭುವಿನ ಕಡೆಯಿಂದ ಸತ್ಪಲ ಹಾಗೂ ಸಾಕಷ್ಟು ಪುರಸ್ಕಾರ,⁵ جَزَاءٌ مِّن رَّبِّكَ عَطَاءٌ حِسَابًا ﴿٣٦﴾

ಒಂದು ಯುಗ ಕಳೆಯುತ್ತಲೇ ಮತ್ತೊಂದು ಯುಗ ಆರಂಭವಾಗುವ ನಿರಂತರವಾದ ಯುಗಗಳು ಎಂದಾಗಿದೆ.

5. 'ಸತ್ಪಲದ ನಂತರ ಸಾಕಷ್ಟು ಪುರಸ್ಕಾರ'ದ ಪ್ರಸ್ತಾಪವನ್ನು ಇಲ್ಲಿ ಮಾಡಲಾಗಿರುವುದೇಕೆಂದರೆ ಅವರಿಗೆ, ತಮ್ಮ ಸತ್ಕರ್ಮಗಳಿಂದ ಅವರು ಯಾವ ಪ್ರತಿಫಲಕ್ಕೆ ಅರ್ಹರಾಗಿದ್ದಾರೋ ಅಷ್ಟು ಪ್ರತಿಫಲವನ್ನು ಮಾತ್ರ ನೀಡಲಾಗುವುದಿಲ್ಲ. ಬದಲಾಗಿ ಆ ಬಗ್ಗೆ ಅವರಿಗೆ ಮತ್ತಷ್ಟು ಪುರಸ್ಕಾರ ಮತ್ತು ಅನುಗ್ರಹಗಳನ್ನೂ ದಯಪಾಲಿಸಲಾಗುವುದು.

37. ಭೂಮಿ-ಆಕಾಶಗಳ ಮತ್ತು ಅವುಗಳ ನಡುವಿನ ಪ್ರತಿಯೊಂದು ವಸ್ತುವಿನ ಒಡೆಯನಾಗಿರುವ ಪರಮ ದಯಾಮಯನಾದ ಪ್ರಭುವಿನ ಕಡೆಯಿಂದ ಅವನ ಮುಂದೆ ಮಾತಾಡುವ ಸಾಮರ್ಥ್ಯ ಯಾರಿಗೂ ಇಲ್ಲ.⁶

رَّبِّ السَّمَوَاتِ وَالْأَرْضِ وَمَا بَيْنَهُمَا
الرَّحْمَنُ لَا يَبْلُغُونَ مِنْهُ خِطَابًا ۝

38. 'ರೂಹ್'⁷ ಮತ್ತು ದೇವಚರರು ಸಾಲು ಸಾಲಾಗಿ ನಿಲ್ಲಲಿರುವ ಆ ದಿನ ಪರಮ ದಯಾಮಯನ ಅನುಮತಿ ಪಡೆದ ಮತ್ತು ಸರಿಯಾದ ಮಾತನ್ನೇ ಆಡುವ ವ್ಯಕ್ತಿಯ ಹೊರತು ಬೇರಾರೂ ಮಾತಾಡಲಾರರು.

يَوْمَ يَقُومُ الرُّوحُ وَالْمَلَائِكَةُ صَفًّا
لَّا يَتَكَلَّمُونَ إِلَّا مَنْ أَذِنَ لَهُ
الرَّحْمَنُ وَقَالَ صَوَابًا ۝

39. ಆ ದಿನ ಬರುವುದು ಸತ್ಯ. ಇನ್ನು ಇಷ್ಟವಿದ್ದವರು ತಮ್ಮ ಪ್ರಭುವಿನ ಕಡೆಗೆ ಮರಳುವ ಹಾದಿ ಹಿಡಿದುಕೊಳ್ಳಲಿ.


ذَلِكَ الْيَوْمُ الْحَقِّ فَمَنْ شَاءَ اتَّخَذَ
إِلَىٰ رَبِّهِ مَآبًا ۝

40. ಸನ್ನಿಹಿತವಾಗಿ ಬಿಟ್ಟಿರುವ ಆ ಯಾತನೆಯ ಬಗ್ಗೆ ನಿಮ್ಮನ್ನು ನಾವು ಎಚ್ಚರಿಸಿದ್ದೇವೆ. ಅಂದು ಮಾನವನು- ತನ್ನ ಕೈಗಳು ಮುಂದೆ ಕಳುಹಿಸಿರುವುದೆಲ್ಲವನ್ನೂ ಕಂಡುಕೊಳ್ಳುವನು ಮತ್ತು ಸತ್ಯ ನಿಷೇಧಿಯು "ಅಯ್ಯೋ ನಾನು ಮಣ್ಣಾಗಿ ಬಿಡುತ್ತಿದ್ದರೆ!" ಎಂದು ಗೋಳಿಡುವನು.

إِنَّا أَنْذَرْنَاكُمْ عَذَابًا قَرِيبًا يَوْمَ
يَنْظُرُ الْمَرْءُ مَا قَدَّمَتْ يَدَاهُ وَيَقُولُ
الْكُفْرُ يَلَيْتَنِي كُنْتُ تُرَابًا ۝

6. ಅರ್ಥಾತ್- ಹಶ್ರನ ಮೈದಾನದಲ್ಲಿ ಅಲ್ಲಾಹನ ದರಬಾರಿನ ಗಾಂಭೀರ್ಯ ಹೇಗಿರುವುದೆಂದರೆ ಭೂಮಿಯವರಿಗಾಗಲಿ ಆಕಾಶದವರಿಗಾಗಲಿ ಅಲ್ಲಾಹನ ಮುಂದೆ ತುಟಿ ಬಿಚ್ಚುವ ಅಥವಾ ನ್ಯಾಯಾಲಯದ ಕೆಲಸಗಳಲ್ಲಿ ಹಸ್ತಕ್ಷೇಪ ನಡೆಸುವ ಧೈರ್ಯವಿರಲಾರದು.

7. 'ರೂಹ್' ಎಂದರೆ ಜಿಬ್‌ರೀಲ್(ಅ) ಆಗಿದ್ದಾರೆ. ಅಲ್ಲಾಹನ ಬಳಿ ಅವರಿಗಿರುವ ಉನ್ನತ ಸ್ಥಾನಮಾನದಿಂದಾಗಿ ಅವರನ್ನು ದೇವಚರರಿಂದ ಪ್ರತ್ಯೇಕವಾಗಿ ಪ್ರಸ್ತಾಪಿಸಲಾಗಿದೆ.



(ಅವತೀರ್ಣ - ಮಕ್ಕಾದಲ್ಲಿ)



ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಮುಳುಗಿ ಎಳೆಯುವವರಾಣೆ-
2. ಮತ್ತು ವೃದ್ಧವಾಗಿ ತೆಗೆದೊಯ್ಯುವವರಾಣೆ-¹
3. (ವಿಶ್ವದಲ್ಲಿ) ವೇಗವಾಗಿ ತೇಲುತ್ತಿರುವವರಾಣೆ-²
4. ಮತ್ತು (ಆಜ್ಞಾಪಾಲನೆಗಾಗಿ) ಸ್ಪರ್ಧಿಸುವವರಾಣೆ-³
5. ಮತ್ತು (ದೇವಾಜ್ಞೆಗಳಿಗನುಸಾರವಾಗಿ) ವ್ಯವಹಾರಗಳನ್ನು ನೋಡಿ ಕೊಳ್ಳುವವರಾಣೆ-⁴
6. ಭೂಕಂಪದ ಆಘಾತವು ನಡುಕವನ್ನುಂಟು ಮಾಡುವಂದು-
7. ಮತ್ತು ಅದರ ಬೆನ್ನಿಗೆ ಇನ್ನೊಂದು ಆಘಾತವು ಉಂಟಾಗುವಂದು.
8. ಕೆಲವು ಹೃದಯಗಳು ಅಂದು ಭಯದಿಂದ ನಡುಗುತ್ತಿರುವುವು-
9. ಅವರ ಕಣ್ಣುಗಳು ಭಯಗ್ರಸ್ತವಾಗಿರುವುವು.
10. ಇವರು ಕೇಳುತ್ತಾರೆ, ನಾವು ಪುನಃ (ಪೂರ್ವಸ್ಥಿತಿಗೆ) ಮರಳಿಸಲ್ಪಡುವೆವೇ?

بِسْمِ اللَّهِ الرَّحْمَنِ الرَّحِيمِ

وَالزُّرِّعَاتِ عَرَقًا ۝

وَالنَّسِيطَاتِ نَسْطًا ۝

وَالسَّيِّحَاتِ سَبْحًا ۝

فَالسَّيِّقَاتِ سَبْقًا ۝

فَالْمُدَبِّرَاتِ أَمْرًا ۝

يَوْمَ تَرْجُفُ الرَّاجِفَةُ ۝

تَتَّبِعُهَا الرَّاادِفَةُ ۝

فَلَوْبُ يَوْمَئِذٍ وَاجِفَةٌ ۝

أَبْصَارُهَا خَاشِعَةٌ ۝

يَقُولُونَ ءَأِنَّا لَمَرْدُودُونَ فِي الْحَافِرَةِ ۝

1. ಅರ್ಥಾತ್- ಮರಣದ ವೇಳೆ ಮಾನವನ ಪ್ರಾಣವನ್ನು ಅವನ ದೇಹದ ಅಂತರಾಳದವರೆಗಿಳಿದು ಪ್ರತಿಯೊಂದು ನಾಡಿಯಿಂದ ಅದನ್ನು ಎಳೆದು ತೆಗೆಯುವ ದೇವಚರರು.
2. ಅರ್ಥಾತ್- ವಾತಾವರಣದಲ್ಲಿ ತೇಲುತ್ತಿರುವಂತೆ ಅವರು ಅಲ್ಲಾಹನ ಆಜ್ಞಾನುಪಾಲನೆಯಲ್ಲಿ ಧೃತಗತಿಯಲ್ಲಿ ಸಕ್ರಿಯರಾಗಿರುವರು.
3. ಸ್ಪರ್ಧಿಸುವುದೆಂದರೆ ದೇವಾಜ್ಞೆಯ ಸೂಚನೆ ಸಿಗುತ್ತಲೇ ಅವರ ಪೈಕಿ ಪ್ರತಿಯೊಬ್ಬನೂ ಆಜ್ಞಾಪಾಲನೆಗೆ ಧಾವಿಸುತ್ತಾನೆ.
4. ಇವರು ಅಲ್ಲಾಹನ ಆಜ್ಞೆಯಂತೆ ಲೋಕದ ಸಮಸ್ತ ವ್ಯವಸ್ಥೆಯನ್ನು ತಮ್ಮ ಕರಗಳಿಂದ ನಡೆಸುತ್ತಿರುವ ನಿಸರ್ಗ ಸಾಮ್ರಾಜ್ಯದ ಕಾರ್ಯಕರ್ತರಾಗಿದ್ದಾರೆ.

11. ಟೊಳ್ಳಾದ, ಕೊಳೆತ ಎಲುಬುಗಳಾಗಿ ಬಿಟ್ಟ ಬಳಿಕವೂ. عِذَا كُنَّا عِظَامًا نَّخِرَةً ۝
12. "ಈ ಮರಳುವಿಕೆಯಂತು ಬಹಳ ನಷ್ಟದಾಯಕವಾಗಿರುವುದು" ಎನ್ನುತ್ತಾರೆ.⁵ قَالُوا تِلْكَ إِذًا كَرَّةٌ خَاسِرَةٌ ۝
13. ನಿಜವಾಗಿ ಇದು ಒಂದು ಘನ ಘರ್ಜನೆಯಾಗಿರುವುದು- فَأَمَّا هِيَ زَجْرَةٌ وَاحِدَةٌ ۝
14. ಮತ್ತು ಹಠಾತ್ತನೆ ಇವರು ಒಂದು ತೆರೆದ ಮೈದಾನದಲ್ಲಿ ಹಾಜರಿ ರುವರು. فَإِذَا هُمْ بِالسَّاهِرَةِ ۝
15. ನಿಮಗೆ ಮೂಸಾರ ವೃತ್ತಾಂತ ತಲುಪಿದೆಯೇ? هَلْ أَتَاكَ حَدِيثُ مُوسَى ۝
16. ಅವರ ಪ್ರಭು ಅವರನ್ನು 'ತುವಾ'ದ ಪವಿತ್ರ ಕಣಿವೆಯಲ್ಲಿ ಕರೆದಾಗ. إِذْ نَادَاهُ رَبُّهُ بِالْوَادِ الْمُقَدَّسِ طُوًى ۝
17. "ಫಿರ್‌ಔನಿನ ಬಳಿಗೆ ಹೋಗಿರಿ. ಅವನು ವಿದ್ರೋಹಿಯಾಗಿ ಬಿಟ್ಟಿದ್ದಾನೆ. إِذْ هَبُّ إِلَى فِرْعَوْنَ إِنَّهُ طَغَى ۝
18. ಅವನೊಡನೆ ಕೇಳಿರಿ- "ನೀನು ಪರಿಶುದ್ಧನಾಗಲು ಸಿದ್ಧನಾಗಿರುವೆಯಾ? فَقُلْ هَلْ لَكَ إِلَٰهٌ إِلَّا أَن تَزْكَىٰ ۝
19. ಮತ್ತು ನಾನು ನಿನ್ನ ಪ್ರಭುವಿನ ಕಡೆಗೆ ನಿನಗೆ ಮಾರ್ಗದರ್ಶನ ಮಾಡಿದರೆ, (ಅವನ) ಭಯ ನಿನ್ನಲ್ಲಿ ಉಂಟಾದೀತೇ?" وَأَهْدِيكَ إِلَىٰ رِبِّكَ فَتَخْشَىٰ ۝
20. ತರುವಾಯ ಮೂಸಾರು (ಫಿರ್‌ಔನಿನ ಬಳಿಗೆ ಹೋಗಿ) ಅವನಿಗೆ ದೊಡ್ಡ ನಿದರ್ಶನವನ್ನು⁶ ತೋರಿಸಿದರು. فَأَرَاهُ الْآيَةَ الْكُبْرَىٰ ۝
21. ಆದರೆ, ಅವನು ಸುಳ್ಳಾಗಿಸಿ ಬಿಟ್ಟನು ಮತ್ತು ಧಿಕ್ಕರಿಸಿದನು. فَكَذَّبَ وَعَصَىٰ ۝
22. ತರುವಾಯ ಕುತಂತ್ರಗಳನ್ನೆಸಗಲಿಕ್ಕಾಗಿ ಮರಳಿದನು. ثُمَّ أَدْبَرَ يَسْعَىٰ ۝

5. ಅರ್ಥಾತ್- ಅವರಿಗೆ ಉತ್ತರವೀಯುತ್ತಾ 'ಹೌದು! ಹಾಗೆಯೇ ಸಂಭವಿಸುವುದು' ಎಂದು ಹೇಳಲಾದಾಗ ಅವರು ಅಪಹಾಸ್ಯ ಮಾಡುತ್ತಾ ಪರಸ್ಪರ ಹೀಗೆನ್ನತೊಡಗಿದರು, "ಮಿತ್ರರೇ! ನಿಜವಾಗಿಯೂ ನಾವೆಲ್ಲ ಪುನಃ ಜೀವಂತ ಸ್ಥಿತಿಗೆ ಮರಳಲಿಕ್ಕಿದೆಯೆಂದಾದರೆ ನಮ್ಮ ಪಾಲಿಗೆ ಅದು ಕಷ್ಟ ಕಾಲವೇ ಸರಿ."
6. ದೊಡ್ಡ ನಿದರ್ಶನವೆಂದರೆ ಲಾಠಿಯು ಹೆಚ್ಚುವಾಗಿ ಮಾರ್ಪಡುವುದು. ಕುರ್ಆನಿನಲ್ಲಿ ಅನೇಕ ಕಡೆ ಈ ಬಗ್ಗೆ ಪ್ರಸ್ತಾಪಿಸಲಾಗಿದೆ.

23. ಮತ್ತು ಜನರನ್ನು ಒಟ್ಟುಗೂಡಿಸಿದನು. وَحَشَرَ فَنَادَى ۞
24. 'ನಾನು ನಿಮ್ಮ ಮಹಾಪ್ರಭು' ಎಂದು ಸಾರಿದನು. فَقَالَ أَنَا رَبُّكُمُ الْأَعْلَى ۞
25. ಕೊನೆಗೆ ಅಲ್ಲಾಹನು ಅವನನ್ನು ಪರಲೋಕದ ಹಾಗೂ ಈ ಲೋಕದ ಯಾತನೆಯಲ್ಲಿ ಹಿಡಿದು ಬಿಟ್ಟನು. فَأَخَذَهُ اللَّهُ نَكَالَ الْأُخْرَىٰ وَالْأُولَىٰ ۞
26. ವಾಸ್ತವದಲ್ಲಿ ಭಯಪಡುವ ಪ್ರತಿಯೊಬ್ಬನಿಗೂ ಇದರಲ್ಲಿ ಪಾಠವಿದೆ.⁷ إِنَّ فِي ذَٰلِكَ لَعِبْرَةً لِّمَن يَخْشَىٰ ۞
27. ನಿಮ್ಮನ್ನು ಸೃಷ್ಟಿಸುವ ಕಾರ್ಯ ಹೆಚ್ಚು ಪ್ರಯಾಸಕರವೋ ಅಥವಾ ಆಕಾಶವನ್ನೋ? ಅಲ್ಲಾಹನು ಅದನ್ನು ನಿರ್ಮಿಸಿದನು. ءَأَنْتُمْ أَشَدُّ خَلْقًا أَمِ السَّمَاءُ ۞
28. ಅದರ ಮಾಡನ್ನು ಬಹಳಷ್ಟು ಎತ್ತರಕ್ಕೆ ಏರಿಸಿದನು. ತರುವಾಯ ಅದನ್ನು ಸಂತುಲಿತಗೊಳಿಸಿದನು- بَنَاهَا ۞
29. ಮತ್ತು ಅದರ ರಾತ್ರೆಯನ್ನು ಹೊದಿಸಿದನು ಮತ್ತು ಅದರ ಹಗಲನ್ನು ಹೊರತೆಗೆದನು. رَفَعَ سَمَكَهَا فَسَوَّيْنَاهَا ۞
30. ಅನಂತರ ಅವನು ಭೂಮಿಯನ್ನು ಹಾಸಿದನು. وَالْأَرْضَ بَعْدَ ذَٰلِكَ دَحَاهَا ۞
31. ಅದರೊಳಗಿಂದ ಅದರ ನೀರನ್ನೂ ಮೇವನ್ನೂ ಹೊರ ತೆಗೆದನು- وَأَخْرَجَ مِنْهَا مَاءَهَا وَمَرْعَاهَا ۞
32. ಮತ್ತು ಪರ್ವತಗಳನ್ನು ಅದರಲ್ಲಿ ನಾಟಿ ಬಿಟ್ಟನು- وَالْجِبَالَ أَرْسَاهَا ۞
33. (ಇವೆಲ್ಲ) ನಿಮಗೂ ನಿಮ್ಮ ಜಾನುವಾರುಗಳಿಗೂ ಜೀವನ ಸಾಧನಗಳ ರೂಪದಲ್ಲಿ. مَتَاعًا لَّكُمْ وَلِأَنْعَامِكُمْ ۞
34. ಮುಂದೆ ಆ ಮಹಾ ಕೋಲಾಹಲವೆದ್ದಾಗ⁸. فَإِذَا جَاءَتِ الطَّامَةُ الْكُبْرَىٰ ۞
35. ಅಂದು ಮಾನವನು ತಾನು ಮಾಡಿದುದೆಲ್ಲವನ್ನೂ ಸ್ಮರಿಸುವನು- يَوْمَ يَتَذَكَّرُ الْإِنْسَانُ مَا سَعَىٰ ۞
36. ಮತ್ತು ಪ್ರತಿಯೊಬ್ಬ ನೋಡುವವನ ಮುಂದೆ ನರಕವು ತೆರೆ ದಿಡಲ್ಪಡುವುದು. وَبُرْزَخَاتِ الْجَحِيمِ لِمَن يَرَىٰ ۞

7. ಅರ್ಥಾತ್- ಪ್ರವಾದಿಯನ್ನು ಸುಳ್ಳಾಗಿಸಿದುದರಿಂದಾಗಿ ಫಿರ್‌ಜನ್ ಎದುರಿಸಿದ ಪರಿಣಾಮದ ಬಗ್ಗೆ ಭಯವಿರಿಸಿಕೊಂಡವರಿಗೆ.

8. ಅರ್ಥಾತ್ ಪುನರುತ್ಥಾನ ದಿನ.

37. ವಿದ್ರೋಹವೆಸಗಿದವನಿಗೆ-

فَاَمَّا مَنْ كَفَرٌ ۝

38. ಹಾಗೂ ಇಹಲೋಕ ಜೀವನಕ್ಕೆ ಆದ್ಯತೆ ಕೊಟ್ಟವನಿಗೆ-

وَ اَشْرَ الْحَيٰوةِ الدُّنْيَا ۝

39. ನರಕವೇ ನಿವಾಸವಾಗುವುದು.

فَاِنَّ الْجَحِيْمَ هِيَ الْمٰوِي ۝

40. ತನ್ನ ಪ್ರಭುವಿನ ಮುಂದೆ ಹಾಜರಾಗಲಿಕ್ಕಿದೆಯೆಂದು ಭಯಪಡುತ್ತಿದ್ದವನಿಗೆ ಮತ್ತು ತನ್ನ ಚಿತ್ತದ ದುಷ್ಟ ಅಪೇಕ್ಷೆಗಳಿಂದ ತನ್ನನ್ನು ತಡೆದಿಟ್ಟುಕೊಂಡಿದ್ದವನಿಗೆ-

وَ اَمَّا مَنْ خَافَ مَقَامَ رَبِّهِ وَ نَهَى النَّفْسَ عَنِ الْهَوٰى ۝

41. ಸ್ವರ್ಗವೇ ನಿವಾಸವಾಗುವುದು.

فَاِنَّ الْجَنَّةَ هِيَ الْمٰوِي ۝

42. "ಆ ಘಳಿಗೆ ಬಂದೆರಗುವುದಾದರೂ ಯಾವಾಗ?" ಎಂದು ಇವರು ನಿಮ್ಮೊಡನೆ ಕೇಳುತ್ತಾರೆ.

يَسْئَلُوْكَ عَنِ السَّاعَةِ اَيَّٰنَ مُّرْسِلٰهَا ۝

43. ಅದರ ಸಮಯವನ್ನು ತಿಳಿಸುವ ಕೆಲಸ ನಿಮಗಲ್ಲಿದೆ?

فِيْمَ اَنْتَ مِنْ ذِكْرِهَا ۝

44. ಅದರ ಜ್ಞಾನವಂತು ನಿಮ್ಮ ಪ್ರಭುವಿಗೇ ಸೀಮಿತಗೊಂಡಿದೆ.



اِلٰى رَبِّكَ مُنْتَهٰهَا ۝

45. ನೀವಂತು ಅದನ್ನು ಭಯಪಡುವ ಪ್ರತಿಯೊಬ್ಬನಿಗೆ ಕೇವಲ ಎಚ್ಚರಿಕೆ ನೀಡುವವರಾಗಿದ್ದೀರಿ.

اِنَّمَا اَنْتَ مُنذِرٌ مِّنْ يَّحْشٰهَا ۝

46. ಇವರು ಅದನ್ನು ಕಣ್ಣಾರೆ ಕಂಡುಕೊಳ್ಳುವ ದಿನ ತಾವು (ಇಹಲೋಕದಲ್ಲಿ ಅಥವಾ ಮೃತಾವಸ್ಥೆಯಲ್ಲಿ) ಕೇವಲ ಒಂದು ಮುಂಜಾನೆ ಅಥವಾ ಸಂಜೆ ಮಾತ್ರ ತಂಗಿದ್ದೆವೆಂದು ಇವರಿಗೆ ಭಾಸವಾಗುವುದು.

كَانْتُمْ يَوْمَ يَرَوْنَهَا لَمْ يَلْبَسُوْا اِلَّا عَشِيْرَةً اَوْ ضُحٰهَا ۝



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಅವರು ಮುಖ ಸಿಂಡರಿಸಿಕೊಂಡರು ಮತ್ತು ನಿರ್ಲಕ್ಷಿಸಿದರು-
2. ಅವರ ಬಳಿಗೆ ಆ 'ಅಂಧನು' ಬಂದುದಕ್ಕಾಗಿ.¹
3. ನಿಮಗೇನು ಗೊತ್ತು, ಬಹುಶಃ ಅವನು ತನ್ನನ್ನು ಸಂಸ್ಕರಿಸಿ ಕೊಳ್ಳಬಹುದು-
4. ಅಥವಾ ಉಪದೇಶಕ್ಕೆ ಗಮನ ಕೊಡಬಹುದು. ಆ ಉಪದೇಶವು ಅವನ ಪಾಲಿಗೆ ಫಲಕಾರಿಯಾಗಲೂಬಹುದು.
5. ಯಾರು ನಿರ್ಲಕ್ಷ್ಯ ತೋರುತ್ತಾನೋ-
6. ಅವನ ಕಡೆಗಂತೂ ನೀವು ಗಮನ ಕೊಡುತ್ತೀರಿ.
7. ಅವನು ತನ್ನನ್ನು ಸಂಸ್ಕರಿಸಿಕೊಳ್ಳದಿದ್ದರೆ ನಿಮ್ಮ ಮೇಲೆ ಅವನ ಹೊಣೆಯೇನಿದೆ?
8. ತಾನಾಗಿಯೇ ನಿಮ್ಮ ಬಳಿಗೆ ಧಾವಿಸಿ ಬರುವವನು-
9. ಮತ್ತು(ಅಲ್ಲಾಹನನ್ನು) ಭಯಪಡುತ್ತಿರುವವನು-

عَبَسَ وَتَوَلَّى ۝

أَنْ جَاءَهُ الْأَعْمَى ۝

وَمَا يَدْرِيكَ لَعَلَّه يَزْكِي ۝

أَوْ يَذَّكَّرُ فَتَنْفَعَهُ الذِّكْرَى ۝

أَمَّا مَنْ اسْتَعْزَى ۝

فَأَنْتَ لَهُ تَصَدَّى ۝

وَمَا عَلَيْكَ أَلَّا يَزْكِي ۝

وَأَمَّا مَنْ جَاءَكَ يَسْعَى ۝

وَهُوَ يَخْشَى ۝

1. ನಂತರದ ಉದ್ಧರಣೆಗಳಿಂದ ತಿಳಿದು ಬರುವುದೇನೆಂದರೆ ಮುಖ ಸಿಂಡರಿಸಿಕೊಂಡವರು ಮತ್ತು ನಿರ್ಲಕ್ಷಿಸಿದವರು ಸ್ವತಃ ಪ್ರವಾದಿವರ್ಯರಾಗಿದ್ದಾರೆ(ಸ). ಇಲ್ಲಿ ಪ್ರಸ್ತಾಪಿಸಲಾಗಿರುವ ಕುರುಡ ವ್ಯಕ್ತಿ ಹ. ಖದೀಜಾರ(ರ) ಸೋದರತ್ತೆಯ ಮಗನಾದ ಹ. ಇಬ್ನು ಉಮ್ಮು ಮಕ್ಕೂಮ್(ರ) ಆಗಿದ್ದಾರೆ. ಪ್ರವಾದಿವರ್ಯರು(ಸ) ಆಗ ಮಕ್ಕಾದ ದೊಡ್ಡ ದೊಡ್ಡ ಸರದಾರರಿಗೆ ಇಸ್ಲಾಮಿನ ಸಂದೇಶ ನೀಡುವುದರಲ್ಲಿ ನಿರತರಾಗಿದ್ದರು. ಅಷ್ಟರಲ್ಲಿ ಓರ್ವ ಅಂಧವ್ಯಕ್ತಿ ಬಂದು ಕೆಲವು ಪ್ರಶ್ನೆಗಳನ್ನು ಕೇಳಬಯಸಿದರು. ಪ್ರವಾದಿವರ್ಯರಿಗೆ(ಸ) ಆ ಸಂದರ್ಭದಲ್ಲಿ ಅವರ ಈ ಹಸ್ತಕ್ಷೇಪ ಅರೋಚಕವೆನಿಸಿತು.

10. ಅವನನ್ನು ನೀವು ಕಡೆಗಣಿಸುತ್ತೀರಿ.

فَأَنتَ عَنْهُ تَلَهَّى ۝١٠

11. ಖಂಡಿತ ಅಲ್ಲ. ಇದೊಂದು ಉಪದೇಶವಾಗಿರುತ್ತದೆ.²

كَلَّا إِنَّهَا تَذْكِرَةٌ ۝١١

12. ಇಷ್ಟವಿದ್ದವನು ಇದನ್ನು ಸ್ವೀಕರಿಸಲಿ.

فَمَنْ شَاءَ ذَكَرْهُ ۝١٢

13-15. ಇದು ಗೌರವಾನ್ವಿತವಾದ, ಉನ್ನತ ಮಟ್ಟದ, ಪಾವನವಾದ³ ಹೊತ್ತಿಗೆಗಳಲ್ಲಿ ಲಿಖಿತವಾಗಿದೆ-

فِي صُحُفٍ مُّكَرَّمَةٍ ۝١٣ مَرْفُوعَةٍ ۝١٤ مُّطَهَّرَةٍ ۝١٥ بِأَيْدِي سَفَرَةٍ ۝١٥

16. ಮತ್ತು ಅವು ಮಾನ್ಯರಾದ ಶಿಷ್ಟಲಿಪಿಕಾರರ ಕೈಗಳಲ್ಲಿರುತ್ತವೆ.⁴

كِرَامٍ بَرَرَةٍ ۝١٦

17. ಮಾನವನ ಮೇಲೆ ಶಾಪವಿರಲಿ!⁵ ಎಂತಹ ಕರೋರ ಸತ್ಯ ಧಿಕ್ಕಾರಿಯವನು!

فَتِلْكَ الْإِنسَانُ مَا أَكْفَرَهُ ۝١٧

18. ಅಲ್ಲಾಹನು ಇವನನ್ನು ಸೃಷ್ಟಿಸಿರುವುದು ಯಾವ ವಸ್ತುವಿನಿಂದ?

مِنْ أَمْي شَيْءٍ خَلَقَهُ ۝١٨

19. ವೀರ್ಯದ ಒಂದು ಬಿಂದುವಿನಿಂದ. ಅಲ್ಲಾಹನು ಇವನನ್ನು ಸೃಷ್ಟಿಸಿದನು, ಆ ಬಳಿಕ ಇವನ ವಿಧಿಯನ್ನು ನಿಶ್ಚಯಿಸಿದನು!

مِنْ نُطْفَةٍ خَلَقَهُ فَقَدَّرَهُ ۝١٩

20. ತರುವಾಯ ಇವನಿಗಾಗಿ ಜೀವನದ ಮಾರ್ಗವನ್ನು ಸುಗಮ ಗೊಳಿಸಿದನು,

ثُمَّ السَّبِيلَ يَسَّرَهُ ۝٢٠

21. ಅನಂತರ ಇವನಿಗೆ ಮರಣ ಕೊಟ್ಟನು ಮತ್ತು ಸಮಾಧಿಯೊಳಕ್ಕೆ ತಲಪಿಸಿದನು-

ثُمَّ أَمَاتَهُ فَأَقْبَرَهُ ۝٢١

2. ಅರ್ಥಾತ್- ಹಾಗೆಂದೂ ಮಾಡದಿರಿ. ದೇವನನ್ನು ಮರೆತು ತಮ್ಮ ಲೌಕಿಕ ಸ್ಥಾನಮಾನದ ಬಗ್ಗೆ ಮೈಮರೆತಿರುವ ಜನರಿಗೆ ವ್ಯಥಾ ಪ್ರಾಮುಖ್ಯ ಕಲ್ಪಿಸಿದಿರಿ. ಇಸ್ಲಾಮಿನ ಬೋಧನೆ ಅದರ ಬಗ್ಗೆ ವಿಮುಖರಾಗುವವರಿಗೂ ಒತ್ತಾಯಪೂರ್ವಕವಾಗಿ ಸಮರ್ಪಿಸಬೇಕಾದಂತಹ ಸಾಧನವಲ್ಲ. ನಿಮಗೆ ಅವರಿಂದ ಏನೋ ಸ್ವಾರ್ಥಸಾಧಿಸಬೇಕಾಗಿದೆ, ಇವರು ವಿಶ್ವಾಸ ಕೈಗೊಂಡರೆ ನಿಮ್ಮ ಸಂದೇಶ ವೃದ್ಧಿಸುವುದು, ಅನ್ಯಥಾ ವಿಫಲವಾಗುವುದು ಎಂಬ ತಪ್ಪುಕಲ್ಪನೆಗೆ ಅವರು ಈಡಾಗುವಂತಹ ರೀತಿಯಲ್ಲಿ ಆ ದುರಹಂಕಾರಿಗಳನ್ನು ಇಸ್ಲಾಮಿನಡೆಗೆ ತರಲು ಪ್ರಯತ್ನಿಸುವುದು ನಿಮ್ಮ ಸ್ಥಾನಮಾನಕ್ಕೆ ಹೇಳಿಸಿದ್ದಲ್ಲ. ಸತ್ಯದ ಬಗ್ಗೆ ಇವರೆಷ್ಟು ನಿರಪೇಕ್ಷರಾಗಿದ್ದಾರೋ ಸತ್ಯವೂ ಅವರಿಂದ ಅಷ್ಟೇ ನಿರಪೇಕ್ಷವಾಗಿದೆ.
3. ಅರ್ಥಾತ್- ಎಲ್ಲಾ ಬಗೆಯ ಕಲಸುಮೇಲೋಗರದಿಂದ ಮುಕ್ತವಾಗಿವೆ. ಅವುಗಳಲ್ಲಿ ಸತ್ಯದ ನಿಷ್ಕಳಂಕ ಬೋಧನೆಗಳನ್ನು ನೀಡಲಾಗಿದೆ. ಯಾವುದೇ ರೀತಿಯ ಮಿಥ್ಯ ಮತ್ತು ದುಷ್ಟ ವಿಚಾರ-ಸಿದ್ಧಾಂತಗಳಿಗೆ ಆಸ್ಪದ ನೀಡಲಾಗಿಲ್ಲ.
4. ಅರ್ಥಾತ್- ಅಲ್ಲಾಹನ ನೇರವಾದ ಆದೇಶದನ್ವಯ ಕುರ್ಆನಿನ ಆ ಗ್ರಂಥಗಳನ್ನು ಬರೆಯುತ್ತಿದ್ದ ಮತ್ತು ಸಂರಕ್ಷಿಸುತ್ತಿದ್ದ ಹಾಗೂ ಪ್ರವಾದಿವರ್ಯರಿಗೆ(ಸ) ಅದನ್ನು ಯಥಾರೂಪದಲ್ಲಿ ತಲಪಿಸುತ್ತಿದ್ದ ದೇವಚರರು.
5. ಇಲ್ಲಿಂದ ಸತ್ಯದ ಬಗ್ಗೆ ನಿರಪೇಕ್ಷತೆ ಪ್ರದರ್ಶಿಸುತ್ತಿದ್ದ ಸತ್ಯನಿಷ್ಠೆಗಳನ್ನುದ್ದೇಶಿಸಿ ನೇರವಾಗಿ ಕ್ರೋಧವನ್ನು ವ್ಯಕ್ತಪಡಿಸಲಾಗಿದೆ. ಇದಕ್ಕೆ ಮೊದಲು ಅಧ್ಯಾಯದ ಆರಂಭದಿಂದ 16ನೆಯ ಸೂಕ್ತದ ತನಕ ಪ್ರವಾದಿವರ್ಯರನ್ನುದ್ದೇಶಿಸಿ(ಸ) ಬೋಧನೆ ನೀಡಲಾಗಿದೆ ಮತ್ತು ಪರೋಕ್ಷವಾಗಿ ಸತ್ಯನಿಷ್ಠೆಗಳ ಬಗ್ಗೆ ಕ್ರೋಧ ವ್ಯಕ್ತಪಡಿಸಲಾಗಿದೆ. "ಓ ಪ್ರವಾದಿಯೇ! ತಾವು ಸತ್ಯಾಪೇಕ್ಷಿಯೊಬ್ಬನನ್ನು ಬಿಟ್ಟು ಅದಾವ ಜನರ ಕಡೆಗೆ ಗಮನ ಹರಿಸುತ್ತಿದ್ದೀರಿ. ಅವರಾದರೋ ಸತ್ಯಸಂದೇಶದ ದೃಷ್ಟಿಕೋನದಿಂದ ನೋಡುವುದಾದರೆ ಯಾವುದೇ ನೆಲೆ-ಬೆಲೆ ಇಲ್ಲದವರಾಗಿದ್ದಾರೆ. ತಮ್ಮಂತಹ ಮಹಾನ್ ಪ್ರವಾದಿ ಕುರ್ಆನಿನಂತಹ ಉನ್ನತ ಸ್ತರದ ಸಾಧನವನ್ನು ಅವರ ಮುಂದಿಡುವಂತಹ ಉನ್ನತ ಸ್ಥಾನಮಾನವನ್ನು ಅವರು ಹೊಂದಿಲ್ಲ" ಎಂಬ ಧಾಟಿಯನ್ನು ಇಲ್ಲಿ ಅನುಸರಿಸಲಾಗಿದೆ.

22. ತರುವಾಯ ತಾನಿಚ್ಛಿಸಿದಾಗ ಇವನನ್ನು ಪುನಃ ಜೀವಂತ ಗೊಳಿಸುವನು.

ثُمَّ إِذَا شَاءَ أَنْشُرَكَ ۝

23. ಖಂಡಿತ ಅಲ್ಲ, ಅಲ್ಲಾಹನು ಇವನಿಗೆ ಅಜ್ಞಾಪಿಸಿದ್ದ ಕರ್ತವ್ಯವನ್ನು ಇವನು ನೆರವೇರಿಸಲಿಲ್ಲ.

كَأَلَّا لَمَّا يَقْضِ مَا أَمَرَكَ ۝

24. ಇನ್ನು, ಮನುಷ್ಯನು ತನ್ನ ಆಹಾರವನ್ನೊಮ್ಮೆ ನೋಡಲಿ-

فَلْيَنْظُرِ الْإِنْسَانَ إِلَىٰ طَعَامِهِ ۝

25. ನಾವು ಧಾರಾಳವಾಗಿ ನೀರನ್ನು ಸುರಿಸಿದೆವು-⁶

أَنَّا صَبَبْنَا الْمَاءَ صَبًّا ۝

26. ತರುವಾಯ ನೆಲವನ್ನು ವಿಚಿತ್ರ ರೀತಿಯಿಂದ ಸೀಳಿದೆವು.

ثُمَّ شَفَقْنَا الْأَرْضَ شَقًّا ۝

27. ಅನಂತರ ಅದರೊಳಗೆ ಉತ್ಪಾದಿಸಿದವು ಧಾನ್ಯಗಳನ್ನು-

فَأَنْبَتْنَا فِيهَا حَبًّا ۝

28. ದ್ರಾಕ್ಷೆ ಮತ್ತು ಹಸಿರು ತರಕಾರಿಗಳನ್ನು-

وَعِنَبًا وَقَضْبًا ۝

29. ಇಷ್ಟೆ ಮತ್ತು ಖಜೂರ-

وَزَيْتُونًا وَنَخْلًا ۝

30. ದಟ್ಟವಾದ ತೋಟಗಳನ್ನು-

وَحَدَائِقٍ غُلْبًا ۝

31. ತರತರದ ಹಣ್ಣು ಹಂಪಲುಗಳು ಮತ್ತು ಮೇವನ್ನು-

وَفَاكِهَةً وَأَبًّا ۝

32. ನಿಮಗಾಗಿಯೂ ನಿಮ್ಮ ಜಾನುವಾರುಗಳಿಗಾಗಿಯೂ ಜೀವನ ಸಾಧನಗಳ ರೂಪದಲ್ಲಿ.

مَتَاعًا لَّكُمْ وَلِأَنْعَامِكُمْ ۝

33. ಕೊನೆಗೆ ಕಿವಿಗಡಚಿಕ್ಕುವ ಆ ಧ್ವನಿ ಮೊಳಗುವಾಗ-⁷

فَإِذَا جَاءَتِ الصَّبَاحَةُ ۝

34. ಅಂದು ಮನುಷ್ಯನು ದೂರ ಓಡುವನು- ತನ್ನ ಸಹೋದರನಿಂದ-

يَوْمَ يَفِرُّ الْمُرءُ مِنْ أَخِيهِ ۝

35. ತನ್ನ ತಾಯಿಯಿಂದ ಮತ್ತು ತನ್ನ ತಂದೆಯಿಂದ-

وَأُمِّهِ وَأَبِيهِ ۝

36. ತನ್ನ ಪತ್ನಿಯಿಂದ ಮತ್ತು ತನ್ನ ಮಕ್ಕಳಿಂದ.

وَصَاحِبَتِهِ وَبَنِيهِ ۝

6. ಅರ್ಥಾತ್- ಮಳೆ.

7. ಅಂದರೆ ಕೊನೆಯ ಬಾರಿ ಕಹಳೆಯೊಂದಿಗಾಗ ಉಂಟಾಗುವ ಪ್ರಳಯಾತಂಕ ಶಬ್ದ. ಅದು ಮೊಳಗುತ್ತಲೇ ಸತ್ತು ಹೋದ ಮಾನವರೆಲ್ಲರೂ ಜೀವಂತಗೊಳಿಸಲ್ಪಟ್ಟು ಏಳುವರು.

37. ಅವರಲ್ಲಿ ಪ್ರತಿಯೊಬ್ಬನಿಗೂ ಅಂದು, ತನ್ನ ಹೊರತು ಬೇರೆಯಾರ ಪ್ರಜ್ಞೆಯೂ ಇಲ್ಲದಂತಹ ಪರಿಸ್ಥಿತಿ ಬಂದೊದಗುವುದು.

لِكُلِّ امْرِئٍ مِّنْهُمْ يَوْمَئِذٍ شَأْنٌ يُغْنِيهِ ۝

38. ಕೆಲವು ಮುಖಗಳು ಅಂದು ಕಾಂತಿಪೂರ್ಣವಾಗಿರುವುವು-

وَجُوهٌ يَّوْمَئِذٍ مُّسْفِرَةٌ ۝

39. ಪ್ರಸನ್ನವಾಗಿಯೂ ಆನಂದ ತುಂದಿಲವಾಗಿಯೂ ಇರುವುವು.

صَاحِكَةٌ مُّسْتَبْشِرَةٌ ۝

40. ಮತ್ತೆ ಕೆಲವು ಮುಖಗಳ ಮೇಲೆ ಅಂದು ಧೂಳು ಕವಿದಿರುವುದು-

وَوُجُوهٌُ يَّوْمَئِذٍ عَلَيْهَا غَبَرَةٌ ۝


41. ಮತ್ತು ಕಪ್ಪು ಕವಿದಿರುವುದು.

تَرَاهُمْ قَا۟تِرَةٌ ۝

42. ಇವರೇ ದುಷ್ಕರ್ಮಿಗಳಾದ ಸತ್ಯನಿಷೇಧಿಗಳು.

أُولَٰئِكَ هُمُ الْكَافِرَةُ الْفَجَرَةُ ۝

۝



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللّٰهِ الرَّحْمٰنِ الرَّحِیْمِ ۝

1. ಸೂರ್ಯನು ಸುತ್ತಲ್ಪಡುವಾಗ,-¹
2. ನಕ್ಷತ್ರಗಳು ಚದುರಿ ಬಿಡುವಾಗ-
3. ಪರ್ವತಗಳು ಚಲಿಸಲ್ಪಡುವಾಗ,
4. ಮತ್ತು ಹತ್ತು ತಿಂಗಳ ಗರ್ಭಿಣಿ ಒಂಟೆಗಳನ್ನು ಅವುಗಳ ಪಾದಿಗೆ ಬಿಟ್ಟು ಬಿಡಲಾಗುವಾಗ,²
5. ವನ್ಯ ಮೃಗಗಳೆಲ್ಲಾ ಒಂದೆಡೆ ಸೇರಿಸಲ್ಪಡುವಾಗ,
6. ಸಮುದ್ರಗಳನ್ನು ಕೆರಳಿಸಿ ಬಿಡಲಾಗುವಾಗ,
7. ಪ್ರಾಣಿಗಳನ್ನು (ಶರೀರಗಳೊಂದಿಗೆ) ಜೋಡಿಸಿ ಬಿಡಲಾಗುವಾಗ,³
8. ಜೀವಂತ ಹೂಳಲ್ಪಟ್ಟ ಹೆಣ್ಣು ಮಗುವಿನೊಡನೆ ಕೇಳಲಾಗುವಾಗ,
9. ಯಾವ ತಪ್ಪಿಗಾಗಿ ಅವಳನ್ನು ಕೊಲ್ಲಲಾಯಿತೆಂದು.

۝ اِذَا الشَّمْسُ كُوِّرَتْ ۝

۝ وَاِذَا النُّجُوْمُ اِنْكَدَرَتْ ۝

۝ وَاِذَا الْجِبَالُ سُيِّرَتْ ۝

۝ وَاِذَا الْعِشَارُ عُطِّلَتْ ۝

۝ وَاِذَا الْوُحُوْشُ حُشِرَتْ ۝

۝ وَاِذَا الْبِحَارُ سُجِّرَتْ ۝

۝ وَاِذَا الْبُحُوْرُ رُجِّرَتْ ۝

۝ وَاِذَا الْمَوْءِذَةُ سُيِّتَتْ ۝

۝ بِآيٍ ذَنْبٍ قُتِلَتْ ۝

1. ಅರ್ಥಾತ್- ಸೂರ್ಯದಿಂದ ಹೊರಟು ಲೋಕದಾದ್ಯಂತ ಹರಡುವ ಪ್ರಕಾಶವನ್ನು ಅದಕ್ಕೆ ಸುತ್ತಿ ಬಿಡಲಾಗುವುದು ಮತ್ತು ಅದರ ಪ್ರಸರಣ ನಿಂತು ಬಿಡುವುದು.
2. ಅರಬರ ಪಾಲಿಗೆ ಮರಿಹಾಕುವ ಕಾಲ ಸಮೀಪಿಸಿರುವ ಒಂಟೆಗಿಂತ ಬೆಲೆಬಾಳುವ ಆಸ್ತಿ ಬೇರಾವುದೂ ಇರಲಿಲ್ಲ. ಅಂತಹ ಸಂದರ್ಭದಲ್ಲಿ ಅದರ ವಿಶೇಷ ರಕ್ಷಣೆ ಮತ್ತು ಆರೈಕೆ ಮಾಡಲಾಗುತ್ತಿತ್ತು. ಇಂತಹ ಹೆಣ್ಣು ಒಂಟೆಗಳನ್ನೂ ಜನರು ನಿರ್ಲಕ್ಷಿಸಿ ಬಿಡುವುದೆಂದರೆ, ಅತ್ಯಂತ ಆತ್ಮೀಯವಾದ ಸಂಪತ್ತನ್ನು ರಕ್ಷಿಸುವ ಬಗ್ಗೆಯೂ ಪರಿವೆಯಿಲ್ಲದಂತಹ ಭೀಕರ ವಿಪತ್ತು ಬಂದರೆಗಿದೆ ಎಂದರ್ಥ.
3. ಅರ್ಥಾತ್- ಮರಣಕ್ಕೆ ಮೊದಲು ಲೋಕದಲ್ಲಿ ದೇಹ ಮತ್ತು ಆತ್ಮದ ಜತೆ ಬದುಕಿದ್ದಂತೆಯೇ ಮಾನವರನ್ನು ಪುನರಪಿ ಜೀವಂತಗೊಳಿಸಲಾಗುವುದು.

- | | |
|--|--|
| 10. ಕರ್ಮಪತ್ರಗಳು ತೆರೆಯಲ್ಪಡುವಾಗ, | وَإِذَا الصُّحُفُ نُشِرَتْ ۝١٠ |
| 11. ಆಕಾಶದ ತೆರೆಯು ಸರಿಸಲ್ಪಡುವಾಗ, | وَإِذَا السَّمَاءُ كُشِطَتْ ۝١١ |
| 12. ನರಕವು ಭುಗಿಲೇಳಿಸಲ್ಪಡುವಾಗ, | وَإِذَا الْجَحِيمُ سُعِرَتْ ۝١٢ |
| 13. ಮತ್ತು ಸ್ವರ್ಗವು ಹತ್ತಿರ ತರಲ್ಪಡುವಾಗ, | وَإِذَا الْجَنَّةُ أُزْلِفَتْ ۝١٣ |
| 14. ಪ್ರತಿಯೊಬ್ಬನಿಗೂ ತಾನೇನು ತಂದಿರುವೆನೆಂದು ತಿಳಿದು ಬಿಡುವುದು. | عَلِمَتْ نَفْسٌ مَّا أَحْضَرَتْ ۝١٤ |
| 15-16. ಹಾಗಲ್ಲ, ⁴ ನಾನು ಆಣೆ ಹಾಕುತ್ತೇನೆ ಮರಳುವ ಹಾಗೂ ಮರೆಯಾಗುವ ತಾರೆಗಳ- | فَلَا أُقْسِمُ بِالْخُنُوسِ ۝١٥
الْجَوَارِ الْكُنُوسِ ۝١٦ |
| 17. ಮತ್ತು ರಾತ್ರೆಯ- ಅದು ತೆರಳಿದಾಗ- | وَاللَّيْلِ إِذَا عَسَوَتْ ۝١٧ |
| 18. ಮತ್ತು ಮುಂಜಾನೆಯ- ಅದು ಉಸಿರಾಡಿದಾಗ- | وَالصُّبْحِ إِذَا تَنَفَّسَتْ ۝١٨ |
| 19. ಇದು ನಿಜಕ್ಕೂ ಒಬ್ಬ ಸನ್ಮಾನ್ಯ ದೂತನ ಮಾತಾಗಿದೆ- ⁵ | إِنَّ لَقَوْلِ رَسُولٍ كَرِيمٍ ۝١٩ |
| 20. ಅವನು ಮಹಾಶಕ್ತಿಶಾಲಿ, ವಿಶ್ವಸಿಂಹಾಸನದ ಒಡೆಯನ ಬಳಿ ಉನ್ನತ ಸ್ಥಾನವುಳ್ಳವನು- | ذِي قُوَّةٍ عِنْدَ ذِي الْعَرْشِ مَكِينٍ ۝٢٠ |
| 21. ಅಲ್ಲಿ ಅವನ ಆದೇಶವನ್ನು ಪಾಲಿಸಲಾಗುತ್ತದೆ. ⁶ ಅವನು ವಿಶ್ವಾಸಾರ್ಹನಾಗಿರುತ್ತಾನೆ. | مُطَاعٍ ثَمَّ أَمِينٍ ۝٢١ |
| 22. ಮತ್ತು (ಮಕ್ಕಾವಾಸಿಗಳೇ) ನಿಮ್ಮ ಸಂಗಾತಿ ⁷ ಹುಚ್ಚನಲ್ಲ. | وَمَا صَاحِبُكُمْ بِجُنُونٍ ۝٢٢ |
| 23. ಅವರು ಆ ದೂತನನ್ನು ಪ್ರಕಾಶಮಯ ದಿಗಂತದಲ್ಲಿ ಕಂಡಿದ್ದಾರೆ. | وَلَقَدْ رَآهُ بِالْأُفُقِ الْمُبِينِ ۝٢٣ |

4. ಅರ್ಥಾತ್- ಕುರ್ಆನಿನಲ್ಲಿ ವಿವರಿಸಲಾಗುತ್ತಿರುವುದೆಲ್ಲವೂ ಹುಚ್ಚನ ಬಡಬಡಿಕೆ ಅಥವಾ ಪಿಶಾಚಿಯ ದುಷ್ಟೇರಣೆ ಎಂಬ ನಿಮ್ಮ ಶಂಕೆ ಸರಿಯಲ್ಲ.
5. ಇಲ್ಲಿ 'ಸನ್ಮಾನ್ಯದೂತ'(ರಸೂಲುನ್ ಕರೀಮ್) ಎಂದು ಹೇಳಲಾಗಿರುವುದು ದೇವವಾಣಿಯನ್ನು ತರುವ ದೇವಚರನ ಕುರಿತಾಗಿದೆ. ಮುಂದಿನ ಸೂಕ್ತದಿಂದ ಈ ವಿಷಯ ಸ್ಪಷ್ಟವಾಗಿ ತಿಳಿದು ಬರುತ್ತದೆ. ಕುರ್ಆನನ್ನು 'ದೂತನ ಮಾತು' ಎಂದು ಹೇಳಲಾಗಿರುವುದರ ಅರ್ಥ ಇದು ಸ್ವತಃ ಆ ದೇವಚರನ ಮಾತೇ ಆಗಿದೆ ಎಂದಲ್ಲ. ಬದಲಾಗಿ 'ದೂತನ ಮಾತು' ಎಂಬ ಪದವೇ ಸೂಚಿಸುವಂತೆ ಇದು ಅದನ್ನು ದೂತನನ್ನಾಗಿ ಮಾಡಿ ಕಳುಹಿಸಿದ ಆ ಶಕ್ತಿಯ ಮಾತಾಗಿದೆ.
6. ಅರ್ಥಾತ್- ಅವನು ದೇವಚರರೆಲ್ಲರ ಮೇಲಾಧಿಕಾರಿಯಾಗಿದ್ದಾನೆ. ದೇವಚರರೆಲ್ಲರೂ ಅವನ ಅಪ್ಪಣೆಯಂತೆಯೇ ಕೆಲಸ ಮಾಡುತ್ತಾರೆ.
7. ನಿಮ್ಮ ಸಂಗಾತಿಯೆಂದರೆ ಪ್ರವಾದಿವರ್ಯರು(ಸ).

24. ಮತ್ತು ಅವರು ಪರೋಕ್ಷದ (ಈ ಜ್ಞಾನವನ್ನು ಜನರಿಗೆ ತಲಪಿಸುವ) ವಿಷಯದಲ್ಲಿ ಜಿಪುಣರಲ್ಲ.

وَمَا هُوَ عَلَى الْغَيْبِ بِضَنِينٌ ۝

25. ಮತ್ತು ಇದು ಯಾವುದೇ ಬಹಿಷ್ಕೃತ ಶೈತಾನನ ಮಾತಲ್ಲ-

وَمَا هُوَ بِقَوْلِ شَيْطَانٍ رَجِيمٍ ۝

26. ಇನ್ನು ನೀವೆತ್ತ ಸಾಗುತ್ತಿರುವಿರಿ?

فَأَيْنَ تَذُهْبُونَ ۝

27. ಇದಂತು ಸಮಸ್ತ ಲೋಕದವರಿಗೊಂದು ಉಪದೇಶವಾಗಿರುತ್ತದೆ-


إِنْ هُوَ إِلَّا ذِكْرٌ لِلْعَالَمِينَ ۝

28. ನಿಮ್ಮ ಪೈಕಿ ಸನ್ಮಾರ್ಗದಲ್ಲಿ ನಡೆಯಲಿಚ್ಛಿಸುವ ಪ್ರತಿಯೊಬ್ಬನಿಗೆ.

لِمَنْ شَاءَ مِنْكُمْ أَنْ يَسْتَقِيمَ ۝

29. ಸರ್ವಲೋಕಗಳ ಪಾಲಕ ಪ್ರಭುವಾದ ಅಲ್ಲಾಹನು ಇಚ್ಛಿಸದೆ, ನಿಮ್ಮ ಇಚ್ಛೆಯಿಂದ ಏನೂ ಆಗುವುದಿಲ್ಲ.

وَمَا تَشَاءُونَ إِلَّا أَنْ يَشَاءَ اللَّهُ رَبُّ الْعَالَمِينَ ۝



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಆಕಾಶವು ಒಡೆದು ಸೀಳಾಗುವಾಗ,
2. ನಕ್ಷತ್ರಗಳು ಚದುರಿ ಹೋಗುವಾಗ,
3. ಸಮುದ್ರಗಳು ಭೇದಿಸಲ್ಪಡುವಾಗ-
4. ಮತ್ತು ಸಮಾಧಿಗಳು ತೆರೆಯಲ್ಪಡುವಾಗ,¹
5. ಪ್ರತಿಯೊಬ್ಬ ವ್ಯಕ್ತಿಗೆ ತಾನು ಮುಂದೆ ಕಳುಹಿಸಿದ ಮತ್ತು ಹಿಂದೆ ಬಿಟ್ಟಿರುವ ಕರ್ಮಗಳೇನೆಂಬುದು ತಿಳಿದು ಬರುವುದು.
6. ಓ ಮಾನವ! ಆ ನಿನ್ನ ಕರುಣಾಮಯಿ ಪ್ರಭುವಿನ ಬಗ್ಗೆ ನಿನ್ನನ್ನು ಮೋಸಕ್ಕೊಳಪಡಿಸಿದ ವಸ್ತು ಯಾವುದು?
7. ಅವನು ನಿನ್ನನ್ನು ಸೃಷ್ಟಿಸಿದನು, ನಿನ್ನನ್ನು ನಖಿಶಿಖಾಂತ ಸರಿಪಡಿಸಿದನು, ನಿನ್ನನ್ನು ಸಂತುಲಿತಗೊಳಿಸಿದನು,
8. ತಾನಿಚ್ಛಿಸಿದ ರೂಪದಲ್ಲಿ ನಿನ್ನನ್ನು ಜೋಡಿಸಿ ರಚಿಸಿದನು.
9. ಖಂಡಿತ ಅಲ್ಲ,² ವಾಸ್ತವದಲ್ಲಿ ನೀವು ಕರ್ಮಫಲವನ್ನು ಅಲ್ಲಗಳೆಯುತ್ತೀರಿ-³

بِسْمِ اللَّهِ الرَّحْمَنِ الرَّحِيمِ

إِذَا السَّمَاءُ انْفَطَرَتْ ۝

وَإِذَا الْكَوَاكِبُ انْتَثَرَتْ ۝

وَإِذَا الْبِحَارُ فُجِّرَتْ ۝

وَإِذَا الْقُبُورُ بُعْثِرَتْ ۝

عَلِمَتْ نَفْسٌ مَّا قَدَّامَتْ وَأَخَّرَتْ ۝

يَا أَيُّهَا الْإِنْسَانُ مَا غَرَّبَكَ بِرَبِّكَ

الْكَرِيمِ ۝

الَّذِي خَلَقَكَ فَسَوَّبَكَ فَعَدَاكَ ۝

فَبِئْسَ آيَاتِي صُورَةً مَّا شَاءَ رَكَّبَكَ ۝

كَلَّا بَلْ تُكَذِّبُونَ بِالذِّينِ ۝

1. ಸಮಾಧಿಗಳು ತೆರೆಯಲ್ಪಡುವುದೆಂದರೆ ಜನರನ್ನು ಮತ್ತೊಮ್ಮೆ ಜೀವಂತಗೊಳಿಸಿ ಎಬ್ಬಿಸಲಾಗುವುದು.
2. ಅರ್ಥಾತ್- ಈ ರೀತಿಯ ಮೋಸಕ್ಕೆ ಗುರಿಯಾಗಲು ಯಾವುದೇ ಸೂಕ್ತ ಕಾರಣಗಳಿಲ್ಲ.
3. ಅರ್ಥಾತ್- ಯಾವ ವಸ್ತು ನಿಮ್ಮನ್ನು ಮೋಸಕ್ಕೀಡು ಮಾಡಿದೆಯೋ ಅದು ಸೂಕ್ತವಾದ ಆಧಾರವಲ್ಲ. ಬದಲಾಗಿ ಲೋಕದ ಈ ಕರ್ಮಭೂಮಿಯ ನಂತರ ಪ್ರತಿಫಲದ ಲೋಕವೆಂಬುದಿಲ್ಲ ಎಂಬ ನಿಮ್ಮ ಮೂರ್ಖತನದಿಂದ ಕೂಡಿದ ಭಾವನೆಯೇ ಇದಕ್ಕೆ

10. ವಸ್ತುತಃ ನಿಮ್ಮ ಮೇಲೆ ಕಾವಲುಗಾರರು ನಿಯುಕ್ತರಾಗಿರುವರು-
11. ಗೌರವಾನ್ವಿತ ಬರಹಗಾರರು-
12. ನಿಮ್ಮ ಪ್ರತಿಯೊಂದು ಕೃತ್ಯವನ್ನೂ ಬಲ್ಲವರು.
13. ನಿಸ್ಸಂದೇಹವಾಗಿಯೂ ಸಜ್ಜನರು ಪರಮಸುಖದಲ್ಲಿರುವರು.
14. ಮತ್ತು ಖಂಡಿತವಾಗಿಯೂ ದುಷ್ಕರ್ಮಿಗಳು ನರಕಾಗ್ನಿಯಲ್ಲಿರುವರು.
15. ಪ್ರತಿಫಲದ ದಿನ ಅವರು ಅದರೊಳಗೆ ಪ್ರವೇಶಿಸುವರು.
16. ಮತ್ತು ಅದರಿಂದ ಖಂಡಿತ ಮಾಯವಾಗಲಾರರು.
17. ಪ್ರತಿಫಲದ ಆ ದಿನ ಏನೆಂಬುದು ನಿಮಗೇನು ಗೊತ್ತು?
18. ಹೌದು, ಪ್ರತಿಫಲದ ಆ ದಿನ ಏನೆಂಬುದು ನಿಮಗೇನು ಗೊತ್ತು?
19. ಅದು ಯಾರೂ ಯಾರಿಗೂ ಏನನ್ನೂ ಮಾಡಲು ಸಾಧ್ಯವಾಗದ ದಿನ. ಅಂದು ತೀರ್ಮಾನವೆಲ್ಲವೂ ಸರ್ವಸಂಪೂರ್ಣವಾಗಿ ಅಲ್ಲಾಹನ ಅಧಿಕಾರದಲ್ಲಿರುವುದು.

وَإِنَّ عَلَيْكُمْ لَحَافِظِينَ ۝

كِرَامًا كَاتِبِينَ ۝

يَعْلَمُونَ مَا تَفْعَلُونَ ۝

إِنَّ الْآبْرَارَ لَفِي نَعِيمٍ ۝

وَإِنَّ الْفُجَّارَ لَفِي جَحِيمٍ ۝

يَصَلُّونَهَا يَوْمَ الدِّينِ ۝

وَمَا هُمْ عَنْهَا بِغَائِبِينَ ۝

وَمَا أَدْرَاكَ مَا يَوْمَ الدِّينِ ۝


تَعْمَرُ مَا أَدْرَاكَ مَا يَوْمَ الدِّينِ ۝

يَوْمَ لَا تَمْلِكُ نَفْسٌ لِنَفْسٍ شَيْئًا ۝

وَإِلَّا مَرُّ يَوْمَئِذٍ لِلَّهِ ۝

۝


ಕಾರಣವಾಗಿದೆ. ಈ ನಿರಾಧಾರವಾದ ತಪ್ಪುಕಲ್ಪನೆಯಿಂದಾಗಿಯೇ ನೀವು ದೇವನಿಂದ ಅಲಕ್ಷ್ಯರಾಗಿದ್ದೀರಿ, ಅವನ ನ್ಯಾಯದ ಬಗ್ಗೆ ನಿರ್ಭಯರಾಗಿದ್ದೀರಿ ಮತ್ತು ನಿಮ್ಮ ನೈತಿಕ ಧೋರಣೆಯ ಬಗ್ಗೆ ಹೊಣೆಗೇಡಿಗಳಾಗಿದ್ದೀರಿ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ತೂಕದಲ್ಲಿ ಕಡಿತಗೊಳಿಸಿ ಕೊಡುವವರಿಗೆ ವಿನಾಶವಿದೆ-
2. ಅವರು ಜನರಿಂದ ಪಡೆಯುವಾಗ ಸಂಪೂರ್ಣವಾಗಿ ಪಡೆಯುತ್ತಾರೆ.
3. ಮತ್ತು ಅಳತೆ ಮಾಡಿ ಅಥವಾ ತೂಕ ಮಾಡಿ (ಜನರಿಗೆ) ಕೊಡುವಾಗ ಕಡಿಮೆ ಕೊಡುತ್ತಾರೆ.
4. ಇವರನ್ನು ಎಚ್ಚಿಸಿ ತರಲಾಗುವುದೆಂದು ಇವರು ಗ್ರಹಿಸುವುದಿಲ್ಲವೇ?
5. ಒಂದು ಮಹಾದಿನದಂದು-¹
6. (ಅದು) ಎಲ್ಲ ಜನರೂ ಸರ್ವಲೋಕಗಳ ಪಾಲಕ ಪ್ರಭುವಿನ ಮುಂದೆ ನಿಲ್ಲುವ ದಿನವಾಗಿದೆ.
7. ಖಂಡಿತ ಅಲ್ಲ,² ನಿಶ್ಚಯವಾಗಿಯೂ ದುಷ್ಕರ್ಮಿಗಳ ಕರ್ಮಪತ್ರವು ಸೆರೆಮನೆಯ ದಾಖಲೆಯಲ್ಲಿದೆ.
8. ಮತ್ತು ಆ ಸೆರೆಮನೆಯ ದಾಖಲೆ ಏನೆಂದು ನಿಮಗೇನು ಗೊತ್ತು?
9. ಅದೊಂದು ಲಿಖಿತ ಗ್ರಂಥವಾಗಿದೆ.
10. ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ-



بِسْمِ اللَّهِ الرَّحْمَنِ الرَّحِيمِ

وَيْلٌ لِّلْمُطَفِّفِينَ ﴿١﴾

الَّذِينَ إِذَا كَانُوا عَلَى النَّاسِ سَتُوا نُورًا ﴿٢﴾

وَإِذَا كَانُوا لَهُمْ أَوْلِيَاءَ كَانُوا لَهُمْ إِيسَارًا ﴿٣﴾

أَلَا يَبْظُنُّ أُولَٰئِكَ أَنَّهُمْ مَبْعُوثُونَ ﴿٤﴾

لِيَوْمٍ عَظِيمٍ ﴿٥﴾

يَوْمَ يَقُومُ النَّاسُ لِرَبِّ الْعَالَمِينَ ﴿٦﴾

كَلَّا إِنَّ كِتَابَ الْفُجَّارِ لَفِي سِجِّينٍ ﴿٧﴾

وَمَا أَدْرَاكَ مَا سِجِّينٌ ﴿٨﴾

كِتَابٌ مَّرْقُومٌ ﴿٩﴾

وَيْلٌ لِّیَوْمَئِذٍ لِّلْمُكَذِّبِينَ ﴿١٠﴾

1. ಪುನರುತ್ಥಾನ ದಿನವನ್ನು ಮಹಾದಿನವೆನ್ನಲಾಗಿದೆ. ಏಕೆಂದರೆ ಆ ದಿನದಂದು ಮಾನವರು ಮತ್ತು ಜಿನ್ನೆಗಳೆಲ್ಲರ ಕುರಿತು ಏಕಕಾಲಕ್ಕೆ ವಿಚಾರಣೆ ನಡೆಸಲಾಗುವುದು. ಶಿಕ್ಷೆ-ರಕ್ಷೆಗಳ ಕುರಿತಾದ ಮಹತ್ವದ ತೀರ್ಮಾನಗಳು ಆ ದಿನ ನಡೆಯುವವು.
2. ಅರ್ಥಾತ್- ಲೋಕದಲ್ಲಿ ಅಪರಾಧಗಳನ್ನೆಸಗಿದ ನಂತರ ನಾವು ಹಾಗೆಯೇ ತಪ್ಪಿಸಿಕೊಳ್ಳುವವು ಎಂಬ ಅವರ ಭಾವನೆ ಖಂಡಿತ ತಪ್ಪು.

- | | |
|---|--|
| 11. ಪ್ರತಿಫಲದ ದಿನವನ್ನು ಸುಳ್ಳಾಗಿಸುವವರಿಗೆ. | الَّذِينَ يُكَذِّبُونَ يَوْمَ الدِّينِ ۝ |
| 12. ಮೇರೆ ಮೀರುವ ದುಷ್ಕರ್ಮಿಯ ಹೊರತು ಇನ್ನಾರೂ ಅದನ್ನು ಸುಳ್ಳಾಗಿಸುವುದಿಲ್ಲ - | وَمَا يُكذِّبُ بِهِ إِلَّا كُلُّ مُعْتَدٍ أَثِيمٍ ۝ |
| 13. ಅವನಿಗೆ ನಮ್ಮ ಸೂಕ್ತಗಳನ್ನು ಓದಿ ಹೇಳಲಾದಾಗ ³ ಇವೆಲ್ಲ ಪೂರ್ವಕಾಲದ ಕಥೆಗಳು ಎನ್ನುತ್ತಾನೆ. | إِذَا تُتْلَىٰ عَلَيْهِ آيَاتُنَا قَالَ أَسَاطِيرُ الْأَوَّلِينَ ۝ |
| 14. ಖಂಡಿತ ಅಲ್ಲ! ವಾಸ್ತವದಲ್ಲಿ ಇವರ ಹೃದಯಗಳಿಗೆ ಇವರ ದುಷ್ಕರ್ಮಗಳ ತುಕ್ಕು ಹಿಡಿದು ಬಿಟ್ಟಿದೆ. ⁴ | كَلَّا بَلْ عَسَانَا عَلَىٰ قُلُوبِهِمْ مَآكَانُوا يَكْسِبُونَ ۝ |
| 15. ಖಂಡಿತ ಅಲ್ಲ! ನಿಸ್ಸಂದೇಹವಾಗಿಯೂ ಅಂದು ಇವರು ತಮ್ಮ ಪ್ರಭುವಿನ ದರ್ಶನದಿಂದ ವಂಚಿತರಾಗುವರು. | كَلَّا إِنَّهُمْ عَنْ رَبِّهِمْ يَوْمَئِذٍ لَّحَجْبُونَ ۝ |
| 16. ತರುವಾಯ ಇವರು ನರಕಾಗ್ನಿಯಲ್ಲಿ ಹೋಗಿ ಬೀಳುವರು. | ثُمَّ إِنَّهُمْ لَصَالُوا الْجَحِيمِ ۝ |
| 17. ಆ ಬಳಿಕ ಇವರೊಡನೆ- ಇದು ನೀವು ಸುಳ್ಳಾಗಿಸುತ್ತಿದ್ದ ವಸ್ತುವೇ ಆಗಿದೆ ಎಂದು ಹೇಳಲಾಗುವುದು. | ثُمَّ يُقَالُ هَذَا الَّذِي كُنْتُمْ بِهِ تُكَذِّبُونَ ۝ |
| 18. ಖಂಡಿತ ಅಲ್ಲ. ⁵ ನಿಸ್ಸಂದೇಹವಾಗಿಯೂ ಸಜ್ಜನರ ಕರ್ಮಪತ್ರವು ಶ್ರೇಷ್ಠ ಜನರ ದಾಖಲೆಯಲ್ಲಿದೆ. | كَلَّا إِنَّ كِتَابَ الْأَبْرَارِ لَفِي عِلِّيِّينَ ۝ |
| 19. ಮತ್ತು ಆ ಶ್ರೇಷ್ಠ ಜನರ ದಾಖಲೆ ಏನೆಂದು ನಿಮಗೇನು ಗೊತ್ತು? | وَمَا أَدْرَاكَ مَا عِلِّيُّونَ ۝ |
| 20. ಅದೊಂದು ಲಿಖಿತ ಗ್ರಂಥ- | كِتَابٌ مَّرْقُومٌ ۝ |
| 21. ಆಪ್ತ ದೇವಚರರು ಅದನ್ನು ನೋಡಿಕೊಳ್ಳುತ್ತಾರೆ. | يَشْهَدُهُ الْمُقَرَّبُونَ ۝ |
| 22. ನಿಸ್ಸಂದೇಹವಾಗಿಯೂ ಸಜ್ಜನರು ಬಹಳ ಸುಖ ಸಂತೋಷ ದಲ್ಲಿರುವರು, | إِنَّ الْأَبْرَارَ لَفِي نَعِيمٍ ۝ |

3. ಅರ್ಥಾತ್- ಪ್ರತಿಫಲದ ದಿನದ ಬಗ್ಗೆ ಸೂಚನೆಯಿರುವ ಸೂಕ್ತಗಳು.

4. ಅರ್ಥಾತ್- ಶಿಕ್ಷೆ-ರಕ್ಷೆಗಳನ್ನು ಪೂರ್ವಕಾಲದ ಕಥೆಗಳೆಂದು ಹೇಳಲು ಯಾವುದೇ ಸಮರ್ಪಕವಾದ ಕಾರಣಗಳಿಲ್ಲ. ಅದನ್ನು ಪೂರ್ವಕಾಲದ ಕಥೆಗಳೆಂದು ಅವರು ಹೇಳಲು ಕಾರಣವೇನೆಂದರೆ ಅವರ ಹೃದಯಕ್ಕೆ ಸಂಪೂರ್ಣವಾಗಿ ಅವರು ಎಸಗುತ್ತಿರುವ ಪಾಪಗಳ ತುಕ್ಕು ಹಿಡಿದಿದೆ. ಆದ್ದರಿಂದಲೇ ಸಾದ್ಯಂತ ಸಮರ್ಪಕವಾಗಿರುವ ವಿಷಯ ಅವರಿಗೆ ಕಟ್ಟು ಕಥೆಗಳಂತೆ ಕಾಣುತ್ತದೆ.

5. ಅರ್ಥಾತ್- ಶಿಕ್ಷೆ-ರಕ್ಷೆಗಳು ಸಂಭವಿಸಲಿಕ್ಕಿಲ್ಲ ಎಂಬ ಅವರ ಭಾವನೆ ತಪ್ಪಾಗಿದೆ.

23. ಉನ್ನತ ಪೀಠಗಳಲ್ಲಿ ಕುಳಿತು ವೀಕ್ಷಿಸುತ್ತಿರುವರು-
عَلَى الْأَسْرَابِكِ يَنْظُرُونَ ﴿٢٣﴾
24. ನೀವು ಅವರ ಮುಖಗಳಲ್ಲಿ ಸುಸ್ಥಿತಿಯ ಕಾಂತಿಯನ್ನು ಕಾಣುವಿರಿ. تَعْرِفُ فِي وُجُوهِهِمْ نَضْرَةَ النَّعِيمِ ﴿٢٤﴾
25. ಅವರಿಗೆ ಅತ್ಯಂತ ಸ್ವಚ್ಛವಾದ, ಮುದ್ರೆ ಹಾಕಲಾದ ಮದಿರೆಯನ್ನು ಕುಡಿಸಲಾಗುವುದು- يُسْقَوْنَ مِنْ رَحِيقٍ مَخْتُومٍ ﴿٢٥﴾
26. ಅದರ ಮೇಲೆ ಕಸ್ತೂರಿಯ ಮೊಹರು ಇರುವುದು. ಸ್ಪರ್ಧಿಸಿ ಜಯಿಸಬಯಸುವವರು ಇದನ್ನು ಪಡೆಯಲಿಕ್ಕಾಗಿ ಸ್ಪರ್ಧಿಸಿ ಜಯಿಸಲು ಪ್ರಯತ್ನಿಸಲಿ. خِثْمُهُمْ مِسْكٌ وَفِي ذَلِكَ فَلْيَتَنَافَسِ الْمُتَنَافِسُونَ ﴿٢٦﴾
27. ಆ ಮದಿರೆಯಲ್ಲಿ 'ತಸ್ನೀಮ್' ಬೆರೆತಿರುವುದು-٦ وَ مِرَاجُهُ مِنْ تَسْنِيمٍ ﴿٢٧﴾
28. ಅದೊಂದು ಚಿಲುಮೆಯಾಗಿದ್ದು ಅದರ ನೀರಿನೊಂದಿಗೆ, ಅಲ್ಲಾಹನ ಸಾವಿರಾರು ಹೊಂದಿದವರು ಮದಿರೆಯನ್ನು ಕುಡಿಯುವರು. عَيْنًا يَشْرَبُ بِهَا الْمُقَرَّبُونَ ﴿٢٨﴾
29. ಅಪರಾಧಿಗಳು ಭೂಲೋಕದಲ್ಲಿ ಸತ್ಯವಿಶ್ವಾಸಿಗಳನ್ನು ಗೇಲಿ ಮಾಡುತ್ತಿದ್ದರು. إِنَّ الَّذِينَ أَجْرَمُوا كَانُوا مِنَ الَّذِينَ آمَنُوا يَضْحَكُونَ ﴿٢٩﴾
30. ಅವರ ಬಳಿಯಿಂದ ಹಾದು ಹೋಗುತ್ತಿದ್ದಾಗ ಕಣ್ಣು ಮಿಟುಕಿಸುತ್ತ ಅವರ ಕಡೆಗೆ ಸನ್ನೆ ಮಾಡುತ್ತಿದ್ದರು. وَإِذَا مَرُّوا بِهِمْ يَتَغَامَرُونَ ﴿٣٠﴾
31. ತಮ್ಮ ಮನೆಗಳಿಗೆ ಮರಳುವಾಗ ಮೋಜು ಮಾಡುತ್ತಾ ಮರಳುತ್ತಿದ್ದರು- وَإِذَا انْقَلَبُوا إِلَىٰ أَهْلِهِمْ انْقَلَبُوا فَكِهِينَ ﴿٣١﴾
32. ಮತ್ತು ಅವರನ್ನು ಕಂಡಾಗ, "ಇವರು ದಾರಿಗೆಟ್ಟವರು" ಎಂದು ಹೇಳುತ್ತಿದ್ದರು. وَإِذَا سَأَرُواهُمْ قَالُوا إِنَّ مَوْلَاهُمْ لَشَأْتُونَ ﴿٣٢﴾

6. 'ತಸ್ನೀಮ್' ಎಂದರೆ ಔನ್ನತ್ಯವೆಂದಾಗಿದೆ. ಚಿಲುಮೆಯನ್ನು 'ತಸ್ನೀಮ್' ಎಂದು ಕರೆಯುವುದರ ಅರ್ಥ ಅದು ಎತ್ತರದಿಂದ ಕೆಳಕ್ಕೆ ಹರಿಯುತ್ತಿರುವುದು ಎಂದಾಗಿದೆ.

33. ವಾಸ್ತವದಲ್ಲಿ ಇವರೇನೂ ಅವರ ಮೇಲ್ವಿಚಾರಕರಾಗಿ ಕಳುಹಿಸಲ್ಪಟ್ಟಿರಲಿಲ್ಲ.

وَمَا أُرْسِلُوا عَلَيْهِمْ حَفِظِينَ ۝

34. ಇಂದು ಸತ್ಯವಿಶ್ವಾಸಿಗಳು ಸತ್ಯನಿಷೇಧಿಗಳ ಮೇಲೆ ನಗುತ್ತಿದ್ದಾರೆ,

قَالِيَوْمَ الَّذِينَ آمَنُوا مِنَ الْكُفَّارِ
يَضْحَكُونَ ۝


35. ಪೀಠಗಳ ಮೇಲೆ ಕುಳಿತು ಅವರ ಅವಸ್ಥೆಯನ್ನು ನೋಡುತ್ತಿದ್ದಾರೆ.

عَلَى الْأَسْرَابِ يَنْظُرُونَ ۝

36. ಸತ್ಯನಿಷೇಧಿಗಳಿಗೆ ಅವರು ಮಾಡುತ್ತಿದ್ದ ಕೃತ್ಯಗಳ ಫಲ ಸಿಕ್ಕಿಯೇ ಬಿಟ್ಟಿತಲ್ಲ! 7

هَلْ تُوِبَ الْكُفَّارُ مَا كَانُوا يَفْعَلُونَ ۝

7. ಈ ಮಾತಿನಲ್ಲಿ ಲಘುವಾದ ಒಂದು ವ್ಯಂಗ್ಯವಿದೆ. ಸತ್ಯನಿಷೇಧಿಗಳು ಪುಣ್ಯಕಾರ್ಯವೆಂದು ಭಾವಿಸಿ ಸತ್ಯವಿಶ್ವಾಸಿಗಳಿಗೆ ಉಪದ್ರವ ಕೊಡುತ್ತಿದ್ದರು. ಆದ್ದರಿಂದ ಅವರ ಕುರಿತು ಹೀಗೆನ್ನಲಾಗಿದೆ. ಪರಲೋಕದಲ್ಲಿ ಸತ್ಯವಿಶ್ವಾಸಿಗಳು ಸ್ವರ್ಗದಲ್ಲಿ ಹಾಯಾಗಿ ಕುಳಿತು ನರಕದಲ್ಲಿ ಉರಿಯುತ್ತಿರುವ ಸತ್ಯನಿಷೇಧಿಗಳ ಅವಸ್ಥೆಯನ್ನು ನೋಡುತ್ತಿರುವರು ಮತ್ತು ಮನಸ್ಸಿನಲ್ಲೇ, 'ಇವರಿಗೆ ಇವರ ಕರ್ಮಗಳ ಒಳ್ಳೆಯ ಪ್ರತಿಫಲ ಸಿಕ್ಕಿದೆ' ಎನ್ನುತ್ತಿರುವರು.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ತಾಹನ ನಾಮದಿಂದ

1. ಆಕಾಶವು ಸಿಡಿದು ಹೋಗುವಾಗ-
2. ಮತ್ತು ತನ್ನ ಪ್ರಭುವಿನ ಆದೇಶವನ್ನು ಪಾಲಿಸುವಾಗ, ಅದುವೇ (ಆಜ್ಞಾಪಾಲನೆಯೇ) ಅದರ ಪಾಲಿನ ಸಹಜ ಬಾಧ್ಯತೆಯಾಗಿದೆ-
3. ಭೂಮಿಯು ಹರಡಲ್ಪಡುವಾಗ,¹
4. ಅದು ತನ್ನೊಳಗೆ ಇರುವ ಸಕಲವನ್ನೂ ಹೊರಗೆಸೆದು ಬರಿದಾಗಿ ಬಿಡುವಾಗ,²
5. ಅದು ತನ್ನ ಪ್ರಭುವಿನ ಆದೇಶವನ್ನು ಪಾಲಿಸುವಾಗ, ಅದುವೇ (ಆಜ್ಞಾಪಾಲನೆಯೇ) ಅದರ ಸಹಜ ಬಾಧ್ಯತೆಯಾಗಿದೆ.
6. ಓ ಮಾನವ! ನೀನು ಮೆಲ್ಲಮೆಲ್ಲನೆ ನಿನ್ನ ಪ್ರಭುವಿನ ಕಡೆಗೆ ಸಾಗುತ್ತಿರುವೆ ಮತ್ತು ಅವನನ್ನು ಭೇಟಿಯಾಗಲಿರುವೆ.
7. ಅನಂತರ ಯಾರ ಕರ್ಮಪತ್ರವು ಅವನ ಬಲಗೈಯಲ್ಲಿ ಕೊಡಲ್ಪಡುವುದೋ-
8. ಅವನಿಂದ ಲಘುವಾಗಿ ಲೆಕ್ಕಾಚಾರ ಪಡೆಯಲಾಗುವುದು-³

بِسْمِ اللّٰهِ الرَّحْمٰنِ الرَّحِیْمِ

اِذَا السَّمَاءُ اَنْشَقَّتْ ۝

وَ اَذِنَتْ لِرَبِّهَا وَ حُقَّتْ ۝

وَ اِذَا الْاَرْضُ مُدَّتْ ۝

وَ اَلْقَتْ مَا فِيهَا وَ تَخَلَّتْ ۝

وَ اَذِنَتْ لِرَبِّهَا وَ حُقَّتْ ۝

يٰۤاَيُّهَا الْاِنْسٰنُ اِنَّا كٰدِرٌ اِلٰی رَبِّكَ
كَرِيْمًا فَمُلَقِّیْهِ ۝

فَاَمَّا مَنْ اُوْتِيَ كِتٰبًا بِیَمِیْنِهٖ ۝

فَسَوۡنَ یُحٰسَبُ حِسَابًا یَّسِیْرًا ۝

1. ಭೂಮಿಯನ್ನು ಹರಡಲಾಗುವುದೆಂದರೆ ನದಿ ಮತ್ತು ಸಮುದ್ರಗಳನ್ನು ಮುಚ್ಚಿ ಬಿಡಲಾಗುವುದು. ಪರ್ವತಗಳನ್ನು ಛಿದ್ರವಿಚ್ಛಿದ್ರಗೊಳಿಸಿ ಹರಡಿ ಬಿಡಲಾಗುವುದು. ಭೂಮಿಯ ಏರು-ತಗ್ಗುಗಳನ್ನೆಲ್ಲಾ ಸಮತಟ್ಟುಗೊಳಿಸಿ ವಿಶಾಲ ಮೈದಾನದಂತೆ ಮಾಡಲಾಗುವುದು.
2. ಅರ್ಥಾತ್- ಅದರೊಳಗಿನ ಮೃತ ಮಾನವರೆಲ್ಲರನ್ನೂ ಅದು ತೆಗೆದು ಹೊರಹಾಕುವುದು. ಅಲ್ಲದೆ ಅದರೊಳಗಿರುವ ಅವರ ಕರ್ಮಗಳ ಸಾಕ್ಷ್ಯಾಧಾರಗಳನ್ನೂ ಸಂಪೂರ್ಣವಾಗಿ ಹೊರಹಾಕಲಾಗುವುದು. ಯಾವುದೂ ಅದರೊಳಗೆ ಹೂತುಹೋಗಿ ಗುಪ್ತವಾಗಿ ಉಳಿಯಲಾರದು.
3. ಅರ್ಥಾತ್- ಅವರ ಉಗ್ರ ವಿಚಾರಣೆ ನಡೆಸಲಾಗುವುದಿಲ್ಲ. ಇಂತಿಂತಹ ಕೆಲಸಗಳನ್ನು ನೀನು ಯಾಕೆ ಮಾಡಿದೆ. ಈ ಕೆಲಸಗಳಿಗೆ ನಿಮ್ಮ ಬಳಿ ಯಾವ ನೆಪಗಳಿವೆ ಎಂದು ಅವರೊಡನೆ ಕೇಳಲಾಗುವುದಿಲ್ಲ. ಅವರ ಕರ್ಮಪಟ್ಟಿಯಲ್ಲಿ ಒಳಿತುಗಳ ಜತೆ ಕೆಡುಕುಗಳೂ ಖಂಡಿತ

9. ಮತ್ತು ಅವನು ತನ್ನವರ ಕಡೆಗೆ ಪರಮಾನಂದದೊಂದಿಗೆ ಮರಳುವನು.⁴ وَ يَنْقَلِبُ إِلَىٰ أَهْلِهِ مَسْرُورًا ۝
10. ಇನ್ನು ಯಾರ ಕರ್ಮಪತ್ರವನ್ನು ಅವನ ಬೆನ್ನ ಹಿಂದಿನಿಂದ ಕೊಡಲಾಗುವುದೋ-⁵ وَ أَمَّا مَنْ أُوْتِيَ كِتَابَهُ وَرَاءَ ظَهْرِهِ ۝
11. ಅವನು ಮೃತ್ಯುವನ್ನು ಕೂಗಿ ಕರೆಯುವನು- فَسَوْفَ يَدْعُوا ثُبُورًا ۝
12. ಮತ್ತು ಧಗಧಗಿಸುವ ನರಕಾಗ್ನಿಯಲ್ಲಿ ಬೀಳುವನು. وَ يَصْلَىٰ سَعِيرًا ۝
13. ಅವನು ತನ್ನ ಮನೆಯವರೊಂದಿಗೆ ತಲ್ಲೀನನಾಗಿದ್ದನು. إِنَّكَ كَانَ فِيٰ أَهْلِهِ مَسْرُورًا ۝
14. ತನಗೆ ಎಂದೂ ಮರಳಲಿಕ್ಕಿಲ್ಲವೆಂದು ಅವನು ಗ್ರಹಿಸಿದ್ದನು. إِنَّكَ ظَنَّ أَنْ لَنْ يَّحْضُرَ ۝
15. ಮರಳಲಿಕ್ಕಿಲ್ಲವೇಕೆ? ಅವನ ಪ್ರಭು ಅವನ ಕೃತ್ಯಗಳನ್ನು ನೋಡುತ್ತಲಿದ್ದನು. بَلَىٰ ۚ إِنَّ رَبَّهُ كَانَ بِهِ بَصِيرًا ۝
16. ಖಂಡಿತ ಅಲ್ಲ! ನಾನು ಆಣೆ ಹಾಕುತ್ತೇನೆ ಸಂಜೆಯ ಕೆಂಬಣ್ಣದ, فَلَا أُنْفِئُ بِالشَّفِقِ ۝
17. ರಾತ್ರಿಯ ಹಾಗೂ ಅದು ಬಾಚಿಕೊಳ್ಳುವವುಗಳ- وَاللَّيْلِ وَمَا وَسَقَ ۝
18. ಮತ್ತು ಚಂದ್ರನ- ಅದು ಪೂರ್ಣಚಂದ್ರವಾಗುವಾಗ- وَالنَّجْمِ إِذَا تَوَسَّقَ ۝
19. ನಿಮಗೆ ಖಂಡಿತವಾಗಿಯೂ ಹಂತ ಹಂತವಾಗಿ ಒಂದು ಅವಸ್ಥೆಯಿಂದ ಇನ್ನೊಂದು ಅವಸ್ಥೆಯ ಕಡೆಗೆ ಹಾದು ಹೋಗುತ್ತಲೇ ಇರಬೇಕಾಗಿದೆ.⁶ لَتَرْكَبُنَّ طَبَقًا عَنْ طَبَقٍ ۝

ಇರುವವು. ಆದರೆ ಒಳಿತುಗಳ ತಟ್ಟೆ ಕೆಡುಕುಗಳಿಗಿಂತ ಭಾರವಾಗಿರುವುದನ್ನು ಕಂಡು ಅವರ ತಪ್ಪುಗಳನ್ನು ಕಡೆಗಣಿಸಲಾಗುವುದು ಮತ್ತು ಅವರನ್ನು ಕ್ಷಮಿಸಲಾಗುವುದು.

4. ತನ್ನವರು ಎಂದರೆ ತಮ್ಮಂತೆಯೇ ಕ್ಷಮಿಸಲ್ಪಟ್ಟ ಕುಟುಂಬಸ್ಥರು, ಮಡದಿ ಮಕ್ಕಳು ಮತ್ತು ಸಂಗಾತಿಗಳು.
5. ಅಲ್‌ಹಾಕ್ ಅಧ್ಯಾಯದಲ್ಲಿ "ಯಾರ ಕರ್ಮಪತ್ರವನ್ನು ಎಡಗೈಯಲ್ಲಿ ನೀಡಲಾಗುವುದೋ" ಎಂದು ಹೇಳಲಾಗಿದೆ. ಇಲ್ಲಿ "ಅದನ್ನು ಬೆನ್ನ ಹಿಂದಿನಿಂದ ನೀಡಲಾಗುವುದು" ಎನ್ನಲಾಗಿದೆ. ಪ್ರಾಯಶಃ ಇದರ ಸ್ವರೂಪ ಹೀಗಿರಬಹುದು. ಸಮಸ್ತ ಸೃಷ್ಟಿಗಳ ಮುಂದೆ ಕರ್ಮಪತ್ರವನ್ನು ಸ್ವೀಕರಿಸಲು ಸಂಕೋಚವಾಗಿ ಅವನು ತನ್ನ ಕೈಯನ್ನು ಹಿಂದಕ್ಕೆ ಸರಿಸುವನು. ಆದರೆ ಅವನು ಕೈಯನ್ನು ಮುಂದುಮಾಡಿದರೂ ಬೆನ್ನ ಹಿಂದಕ್ಕೆ ಸರಿಸಿದರೂ ಕರ್ಮಪತ್ರವನ್ನಂತೂ ಅವನ ಕೈಯಲ್ಲಿ ಹಿಡಿಸಲಾಗುವುದು.
6. ಅರ್ಥಾತ್- ನೀವು ಒಂದೇ ಸ್ಥಿತಿಯಲ್ಲಿರಬೇಕಾದವರಲ್ಲ. ಯಾವನಿಂದ ವೃದ್ಧಾಪ್ಯ, ವೃದ್ಧಾಪ್ಯದಿಂದ ಮರಣ, ಮರಣದಿಂದ ಬರ್ಹುಕ್(ಆತ್ಮಗಳ ಲೋಕ), ಬರ್ಹುಕ್‌ನಿಂದ ಮರಣೋತ್ತರ ಜೀವನ, ಮರಣೋತ್ತರ ಜೀವನದಿಂದ ಹಶ್ರನ ಮೈದಾನ, ಅನಂತರ ವಿಚಾರಣೆ ಮತ್ತು ಶಿಕ್ಷೆ-ರಕ್ಷೆ ಹೀಗೆ ಹಲವು ಮಜಲುಗಳನ್ನು ನೀವು ಕಡ್ಡಾಯವಾಗಿ ದಾಟಬೇಕಾಗಿದೆ. ಇದಕ್ಕೆ ಮೂರು ವಿಷಯಗಳ ಆಣೆ ಹಾಕಲಾಗಿದೆ. 1) ಸೂರ್ಯಾಸ್ತಮಾನದ ಬಳಿಕ ಇರುವ ದಿಗಂತದ ಕೆಂಬಣ್ಣ. 2) ದಿನದ ನಂತರ ರಾತ್ರಿಯ ಕಾರ್ಗತ್ತಲೆ, ಅದರಲ್ಲಿ

20. ಆದರೂ ಇವರು ವಿಶ್ವಾಸವಿರಿಸದಿರಲು ಇವರಿಗೆ ಏನಾಗಿದೆ?

مَا لَهُمْ لَا يُؤْمِنُونَ ﴿٦٠﴾

21. ಇವರ ಮುಂದೆ ಕುರ್ಆನನ್ನು ಪಠಿಸಲಾದಾಗ ಇವರು ಸಾಷ್ಟಾಂಗ ವರಗುವುದಿಲ್ಲವೇಕೆ?

وَإِذَا قُرِئَ عَلَيْهِمُ الْقُرْآنُ لَا يَسْجُدُونَ ﴿٦١﴾

22. ನಿಜವಾಗಿ ಈ ಸತ್ಯನಿಷೇಧಿಗಳಂತು ಸುಳ್ಳಾಗಿಸುತ್ತಾರೆ.

بَلِ الَّذِينَ كَفَرُوا يَكْتُمُونَ ﴿٦٢﴾

23. ವಸ್ತುತಃ ಇವರು (ತಮ್ಮ ಕರ್ಮಪತ್ರಗಳಲ್ಲಿ) ಏನನ್ನು ಸಂಗ್ರಹಿಸುತ್ತಿದ್ದಾರೆಂಬುದನ್ನು ಅಲ್ಲಾಹನು ಚೆನ್ನಾಗಿ ಬಲ್ಲನು.⁷

وَاللَّهُ أَعْلَمُ بِمَا يُوعُونَ ﴿٦٣﴾

24. ಆದುದರಿಂದ ಇವರಿಗೆ ವೇದನಾಯುಕ್ತ ಯಾತನೆಯ ಸುವಾರ್ತೆ ಕೊಟ್ಟು ಬಿಡಿರಿ-



فَبَشِّرْهُمْ بِعَذَابٍ أَلِيمٍ ﴿٦٤﴾

25. ಆದರೆ ಸತ್ಯವಿಶ್ವಾಸ ಸ್ವೀಕಾರ ಮಾಡಿದವರಿಗೂ ಸತ್ಕರ್ಮವೆಸಗಿದವರಿಗೂ ಎಂದೆಂದಿಗೂ ಮುಗಿಯದಂತಹ ಸತ್ಪಲವಿದೆ.

إِلَّا الَّذِينَ آمَنُوا وَعَمِلُوا الصَّالِحَاتِ لَهُمْ أَجْرٌ غَيْرُ مَمْنُونٍ ﴿٦٥﴾

ದಿನದ ವೇಳೆ ಭೂಮಿಯಲ್ಲಿ ಹರಡಿದ್ದ ಅನೇಕ ಮಾನವರು ಮತ್ತು ಪ್ರಾಣಿಗಳು ಮರಳಿ ನೆಲೆ ಸೇರುವುದು. 3) ಬಿದಿಗೆ ಚಂದ್ರ ಹಂತಹಂತವಾಗಿ ಬೆಳೆದು ಹುಣ್ಣಿಮೆಯ ಚಂದ್ರನಾಗುವುದು. ಮಾನವನು ವಾಸಿಸುವ ಈ ನಿಸರ್ಗದಲ್ಲಿ ಎಲ್ಲೂ ನಿಶ್ಚಲತೆಯಿಲ್ಲ. ನಿರಂತರವಾದ ಬದಲಾವಣೆ ಮತ್ತು ಹಂತಹಂತದ ವ್ಯತ್ಯಾಸದ ಪ್ರಕ್ರಿಯೆ ಎಲ್ಲಾ ಕಡೆಗಳಲ್ಲಿ ಕಂಡು ಬರುತ್ತದೆ ಎಂದು ಇವು ಬಹಿರಂಗವಾಗಿ ಸಾಕ್ಷ್ಯ ವಹಿಸುತ್ತಿವೆ. ಆದ್ದರಿಂದ ಮರಣದ ಕೊನೆಯುಸಿರಿನೊಂದಿಗೆ ಎಲ್ಲವೂ ಕೊನೆಗೊಳ್ಳುತ್ತದೆ ಎಂಬ ಸತ್ಯನಿಷೇಧಿಗಳ ಭಾವನೆ ಸರಿಯಲ್ಲ.

7. ಅವರು ತಮ್ಮ ಎದೆಯಲ್ಲಿ ತುಂಬಿಕೊಂಡಿರುವ ಸತ್ಯನಿಷೇಧ, ವಿದ್ವೇಷ, ಸತ್ಯದ್ವೇಷ, ದುಷ್ಕರ್ಮ ಮತ್ತು ಕೆಟ್ಟ ಇರಾದೆಗಳ ಮಾಲಿನ್ಯವನ್ನು ಅಲ್ಲಾಹನು ಚೆನ್ನಾಗಿ ಬಲ್ಲವನಾಗಿದ್ದಾನೆ ಎಂಬುದು ಅದರ ಇನ್ನೊಂದು ಅರ್ಥವಾಗಿದೆ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನ್ವಿತನೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಸುಭದ್ರ ಕೋಟೆಗಳಿರುವ ಆಕಾಶದಾಣೆ,¹
2. ವಾಗ್ದಾನ ಮಾಡಲಾಗಿರುವ ಆ ದಿನದ ಆಣೆ-
3. ಮತ್ತು ನೋಡುವವನ ಹಾಗೂ ನೋಡಲ್ಪಡುವ ವಸ್ತುವಿನ ಆಣೆ.
4. ಹೊಂಡದವರು ನಾಶವಾದರು-
5. ಭೀಕರವಾಗಿ ಧಗಧಗಿಸುವ ಇಂಧನದ ಬೆಂಕಿ ತುಂಬಿದ್ದ (ಹೊಂಡದವರು)-
6. ಅವರು ಆ ಹೊಂಡದ ಅಂಚಿನಲ್ಲಿ ಕುಳಿತಿದ್ದಾಗ-
7. ಮತ್ತು ಸತ್ಯವಿಶ್ವಾಸಿಗಳ ಮೇಲೆ ತಾವು ಮಾಡುತ್ತಿದ್ದುದನ್ನು ವೀಕ್ಷಿಸುತ್ತಿದ್ದಾಗ.³
8. ಆ ಸತ್ಯವಿಶ್ವಾಸಿಗಳೊಂದಿಗೆ ಅವರ ಹಗೆತನವು, ಪ್ರಚಂಡನೂ

وَالسَّمَاءِ ذَاتِ الْبُرُوجِ ۝

وَالْيَوْمِ الْمَوْعُودِ ۝

وَشَاهِدٍ وَمَشْهُودٍ ۝

قَتِيلِ أَصْحَابِ الْأَحْدُودِ ۝

النَّارِ ذَاتِ الْوَقُودِ ۝

إِذْ هُمْ عَلَيْهَا قُعُودٌ ۝

وَهُمْ عَلَىٰ مَا يَفْعَلُونَ بِالْمُؤْمِنِينَ
شُهُودٌ ۝

وَمَا تَقْصُوا مِنْهُمْ إِلَّا أَنْ يُؤْمِنُوا

1. ಅರ್ಥಾತ್- ಆಕಾಶದ ಉಜ್ವಲ ನಕ್ಷತ್ರ ಮತ್ತು ಗ್ರಹಗಳು.
2. ನೋಡುವವನು ಎಂದರೆ ಪುನರುತ್ಥಾನ ದಿನದಂದು ಹಾಜರಾಗುವ ಪ್ರತಿಯೊಬ್ಬ ವ್ಯಕ್ತಿ ಎಂದಾಗಿದೆ. ನೋಡಲಾಗುವ ವಸ್ತುವೆಂದರೆ ಸಾಫ್ಹಾತ್ ಪುನರುತ್ಥಾನ ದಿನವೇ ಆಗಿದೆ. ಅದರ ಭಯಾನಕ ಸ್ಥಿತಿಯನ್ನು ನೋಡುವವರೆಲ್ಲರೂ ನೋಡುವರು.
3. 'ಹೊಂಡದವರು' ಎಂದರೆ ದೊಡ್ಡ ದೊಡ್ಡ ಹೊಂಡಗಳನ್ನು ತೋಡಿ ಅದರಲ್ಲಿ ಬೆಂಕಿಯನ್ನು ಉರಿಸಿ ಸತ್ಯವಿಶ್ವಾಸಿಗಳನ್ನು ಅದರೊಳಗೆಸಿದ ಅವರು ಹೊತ್ತಿ ಉರಿಯುವ ದೃಶ್ಯವನ್ನು ಕಂಡು ಸಂತೋಷ ಪಟ್ಟವರು. ನಾಶವಾದರು ಎಂದರೆ ಅವರು ದೇವತಾಪಕ್ಷಕ್ಕೆ ಈಡಾದರು ಮತ್ತು ಯಾತನೆಗೆ ಅರ್ಹರಾದರು ಎಂದಾಗಿದೆ.


21. (ಅವರ ನಿರಾಕರಣೆಯಿಂದ ಈ ಕುರ್ಆನಿಗೆನೂ ನಷ್ಟವಿಲ್ಲ)
ವಾಸ್ತವದಲ್ಲಿ ಈ ಕುರ್ಆನ್ ಅತ್ಯುನ್ನತ ಮಟ್ಟದ್ದಾಗಿದೆ-
22. ಸುರಕ್ಷಿತವಾಗಿರುವ ಹಾಳೆಯಲ್ಲಿ (ಮುದ್ರಿತವಿದೆ).⁴

بَلْ هُوَ قُرْآنٌ مَّجِيدٌ ﴿٢١﴾

فِي كِتَابٍ مَّحْفُوظٍ ﴿٢٢﴾

﴿٢٢﴾

4. ಅರ್ಥಾತ್- ಕುರ್ಆನಿನಲ್ಲಿ ಲಿಖಿತವಾಗಿರುವ ವಿಷಯಗಳು ಅಚಲವಾದುದಾಗಿದೆ. ಅದು ಯಾವ ಬದಲಾವಣೆಯನ್ನೂ ಮಾಡಲಾಗದ 'ಲಾಹಿಮ್ ಮಹ್ಫೂಝ್' (ಸುರಕ್ಷಿತ ಫಲಕ)ನಲ್ಲಿ ದಾಖಲಿಸಲ್ಪಟ್ಟಿದೆ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಆಕಾಶದಾಣೆ ಮತ್ತು ರಾತ್ರಿಯಲ್ಲಿ ಕಾಣಿಸಿಕೊಳ್ಳುವ ವಸ್ತುವಿನಾಣೆ-
2. ರಾತ್ರಿ ಕಾಣಿಸಿಕೊಳ್ಳುವ ಆ ವಸ್ತುವೇನೆಂದು ನಿಮಗೇನು ಗೊತ್ತು?
3. ಮಿನುಗುವ ನಕ್ಷತ್ರ-
4. ಮೇಲ್ವಿಚಾರಕನಿಲ್ಲದಂತಹ ಜೀವವೊಂದೂ ಇಲ್ಲ.¹
5. ಇನ್ನು ಮನುಷ್ಯನು, ತಾನು ಯಾವ ವಸ್ತುವಿನಿಂದ ಸೃಷ್ಟಿಸಲ್ಪಟ್ಟಿರುವನು ಎಂಬುದನ್ನಾದರೂ ಸ್ವಲ್ಪ ನೋಡಿಕೊಳ್ಳಲಿ.
6. ಅವನು ಒಂದು ಚಿಮ್ಮುವ ದ್ರವದಿಂದ ಸೃಷ್ಟಿಸಲ್ಪಟ್ಟಿದ್ದಾನೆ-
7. ಅದು ಬೆನ್ನು ಮತ್ತು ಎದೆಯ ಮೂಳೆಗಳ ನಡುವಿನಿಂದ ಹೊರಡುತ್ತದೆ.²
8. ಖಂಡಿತವಾಗಿಯೂ ಅವನು (ಆ ಸೃಷ್ಟಿಕರ್ತನು) ಅವನನ್ನು ಪುನಃ ಸೃಷ್ಟಿಸಲು ಶಕ್ತನು.

وَالسَّمَاءِ وَالطَّارِقِ

وَمَا أَدْرَاكَ مَا الطَّارِقُ

النَّجْمُ الثَّاقِبُ

إِنْ كُلُّ نَفْسٍ لَّمَّا عَلَيْهَا حَافِظٌ

فَلْيَنْظُرِ الْإِنْسَانُ مِمَّ خُلِقَ

خُلِقَ مِنْ مَّاءٍ دَافِقٍ


يَخْرُجُ مِنْ بَيْنِ الصُّلْبِ وَالتَّرَائِبِ

إِنَّهُ عَلَى رَجْعِهِ لَقَادِرٌ

1. ಮೇಲ್ವಿಚಾರಕನೆಂದರೆ ಸ್ವತಃ ಅಲ್ಲಾಹನು. ಅವನು ಭೂಮಿ-ಆಕಾಶಗಳಲ್ಲಿರುವ ಪ್ರತಿಯೊಂದು ಚಿಕ್ಕ-ದೊಡ್ಡ ಸೃಷ್ಟಿಗಳ ಮೇಲ್ವಿಚಾರಣೆ ಮತ್ತು ಸಂರಕ್ಷಣೆ ನಡೆಸುತ್ತಿದ್ದಾನೆ. ರಾತ್ರಿಯ ವೇಳೆ ಆಕಾಶದಲ್ಲಿ ಗೋಚರಿಸುವ, ಮಿನುಗುತ್ತಿರುವ ಅಸಂಖ್ಯ ಗ್ರಹ-ನಕ್ಷತ್ರಗಳ ಪೈಕಿ ಪ್ರತಿಯೊಂದರ ಅಸ್ತಿತ್ವವೂ ಅದನ್ನು ಸೃಷ್ಟಿಸಿದವನು, ಬೆಳಗಿಸಿದವನು ಮತ್ತು ಅಂತರಿಕ್ಷದಲ್ಲಿ ತೇಲಿಸಿದವನು ಒಬ್ಬನಿದ್ದಾನೆಂದು ಸಾಕ್ಷ್ಯವಹಿಸುತ್ತಿದೆ. ಅವನು ಅದನ್ನು ಯಾವ ರೀತಿ ನಿಯಂತ್ರಿಸುತ್ತಿದ್ದಾನೆಂದರೆ ಅದು ತನ್ನ ಸ್ಥಾನದಿಂದ ಕೆಳಗೆ ಬೀಳುವುದಿಲ್ಲ. ಅಸಂಖ್ಯ ನಕ್ಷತ್ರಗಳ ಪರಿಭ್ರಮಣದ ವೇಳೆ ಅವುಗಳಲ್ಲಿ ಯಾವುದೂ ಪರಸ್ಪರ ಡಿಕ್ಕಿ ಹೊಡೆಯುವುದಿಲ್ಲ. ಹೀಗೆ ಅಲ್ಲಾಹನು ನಿಸರ್ಗದ ಎಲ್ಲಾ ವಸ್ತುಗಳ ಮೇಲ್ವಿಚಾರಣೆ ನಡೆಸುತ್ತಿದ್ದಾನೆ.
2. ಸ್ತ್ರೀ ಮತ್ತು ಪುರುಷರ ಜನನದ ಬಿಂದುವು ಮನುಷ್ಯನ ಬೆನ್ನೆಲುಬು ಮತ್ತು ಪಕ್ಕೆಲುಬುಗಳ ಮಧ್ಯದಲ್ಲಿರುವ ಭಾಗದಿಂದ ಹೊರಡುತ್ತದೆ. ಆದ್ದರಿಂದ ಮಾನವನನ್ನು ಬೆನ್ನು ಮತ್ತು ಎದೆಯ ಮಧ್ಯದಿಂದ ಹೊರಡುವ ನೀರಿನಿಂದ ಸೃಷ್ಟಿಸಲಾಗಿದೆ ಎನ್ನಲಾಗಿದೆ.

- | | |
|---|--|
| 9. ಅಡಗಿದ್ದ ರಹಸ್ಯಗಳ ವಿಚಾರಣೆ ನಡೆಯಲಿರುವ ದಿನ. ³ | يَوْمَ تُبْلَى السَّرَائِرُ ﴿٩﴾ |
| 10. ಅಂದು ಮಾನವನ ಬಳಿ ತನ್ನದಾದ ಯಾವ ಬಲವೂ ಇರಲಾರದು ಮತ್ತು ಅವನಿಗೆ ಯಾವ ಸಹಾಯಕನೂ ಇರಲಾರನು. | فَمَالَهُ مِنْ قُوَّةٍ وَلَا نَاصِرٍ ﴿١٠﴾ |
| 11. ಮಳೆ ಸುರಿಸುವ ಆಕಾಶದಾಣೆ- | وَالسَّمَاءِ ذَاتِ الرَّجْعِ ﴿١١﴾ |
| 12. ಮತ್ತು (ಸಸ್ಯಗಳು ಮೊಳೆಯುವಾಗ) ಒಡೆಯುವ ಭೂಮಿಯಾಣೆ, | وَالْأَرْضِ ذَاتِ الصَّدْعِ ﴿١٢﴾ |
| 13. ಇದೊಂದು ನಿರ್ಣಾಯಕ ಮಾತು, | إِنَّهُ لَقَوْلُ فَصْلٍ ﴿١٣﴾ |
| 14. ಇದು ತಮಾಷೆಯಲ್ಲ. ⁴ | وَمَا هُوَ بِأَهْزَلٍ ﴿١٤﴾ |
| 15. ಇವರು (ಮಕ್ಕಾದ ಸತ್ಯನಿಷೇಧಿಗಳು) ಕೆಲವು ಕುತಂತ್ರಗಳನ್ನು ಹೂಡುತ್ತಿದ್ದಾರೆ- | إِنَّهُمْ يَكِيدُونَ كَيْدًا ﴿١٥﴾ |
| 16. ಮತ್ತು ನಾನೂ ಒಂದು ತಂತ್ರ ಹೂಡುತ್ತಿದ್ದೇನೆ. | وَأَكِيدُ كَيْدًا ﴿١٦﴾ |
| 17. ಆದುದರಿಂದ ಸಂದೇಶವಾಹಕರೇ, ಈ ಸತ್ಯನಿಷೇಧಿಗಳನ್ನು ಸ್ವಲ್ಪ ಸಮಯ ಅವರ ಪಾಡಿಗೆ ಬಿಟ್ಟು ಬಿಡಿರಿ. | فَبَلِّغِ الْكُفْرِينَ أَنَّهُمْ مُرِيدُونَ ﴿١٧﴾ |

3. ಅಡಗಿದ್ದ ರಹಸ್ಯಗಳೆಂದರೆ ಲೋಕದಲ್ಲಿ ರಹಸ್ಯವಾಗಿಯೇ ಉಳಿದ ವ್ಯಕ್ತಿಯ ಕರ್ಮಗಳು ಮತ್ತು ಕೇವಲ ಬಹಿರಂಗ ಸ್ವರೂಪ ಮಾತ್ರ ಲೋಕದ ಮುಂದೆ ಅನಾವರಣಗೊಂಡ ವ್ಯವಹಾರಗಳು. ಅದರ ಹಿಂದಿನ ಸಂಕಲ್ಪ, ಉದ್ದೇಶ ಮತ್ತು ಬಯಕೆಗಳು ಜನರಿಂದ ಗೌಪ್ಯವಾಗಿಯೇ ಉಳಿದಿರುತ್ತವೆ.
4. ಅರ್ಥಾತ್- ಆಕಾಶದಿಂದ ಮಳೆ ಸುರಿಯುವುದು ಮತ್ತು ಭೂಮಿ ಬಿರಿದು ಸಸ್ಯಗಳನ್ನು ಹೊರಡಿಸುವುದು ಕೇವಲ ಮೋಜಲ್ಲ. ಅದೊಂದು ಗಂಭೀರವಾದ ವಾಸ್ತವಿಕತೆ. ಹಾಗೆಯೇ ಮಾನವನೂ ಮತ್ತೊಮ್ಮೆ ಪ್ರಭುವಿನೆಡೆಗೆ ಮರಳಬೇಕಾಗಿದೆ ಎಂಬ ಕುರ್‌ಆನಿನ ಸೂಚನೆಯೂ ಕೇವಲ ಆಟ ವಿನೋದವಲ್ಲ. ಬದಲಾಗಿ ಅದೊಂದು ನಿಖರವಾದ ಮಾತಾಗಿದೆ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. (ಸಂದೇಶವಾಹಕರೇ) ನಿಮ್ಮ ಸರ್ವೋನ್ನತ ಪ್ರಭುವಿನ ನಾಮವನ್ನು ಜಪಿಸಿರಿ,
2. ಅವನು ಸೃಷ್ಟಿಸಿದನು ಮತ್ತು ಸಂತುಲಿತಗೊಳಿಸಿದನು.¹
3. ಅವನು ವಿಧಿಯನ್ನು ನಿರ್ಣಯಿಸಿದನು.² ಆಮೇಲೆ ಮಾರ್ಗದರ್ಶನ ಮಾಡಿದನು.³
4. ಅವನು ಸಸ್ಯಗಳನ್ನು ಬೆಳೆಸಿದನು-
5. ತರುವಾಯ ಅವುಗಳನ್ನು ಕಪ್ಪು ಕಸಕಡ್ಡಿಗಳಾಗಿ ಮಾಡಿಬಿಟ್ಟನು.
6. ನಾವು ನಿಮಗೆ ಓದಿಸಿ ಬಿಡುವೆವು. ಆ ಬಳಿಕ ನೀವು ಮರೆತು ಬಿಡಲಾರಿರಿ.⁴

سَمِّحَ اسْمَ رَبِّكَ الْأَعْلَى ۝

الَّذِي خَلَقَ فَسَوَّى ۝

وَالَّذِي قَدَّرَ فَهَدَى ۝

وَالَّذِي أَحْرَجَ الْمَرْعَى ۝

فَجَعَلَ عَتَاءً أَحْوَى ۝


سَنُقْرِئُكَ فَلَا تَنسَى ۝

1. ಅರ್ಥಾತ್- ಭೂಮಿಯಿಂದ ಆಕಾಶದ ತನಕವಿರುವ ನಿಸರ್ಗದ ಸಮಸ್ತ ವಸ್ತುಗಳನ್ನು ಸೃಷ್ಟಿಸಿದನು. ಸೃಷ್ಟಿಸಿರುವ ಪ್ರತಿಯೊಂದು ವಸ್ತುವನ್ನೂ ಸಮರ್ಪಕವಾಗಿ ಮತ್ತು ಸರಿಯಾಗಿ ಸೃಷ್ಟಿಸಿದನು. ಅವುಗಳಲ್ಲಿ ಸಮತೋಲನವನ್ನು ಸರಿಯಾಗಿ ಸ್ಥಾಪಿಸಿದನು. ಅವುಗಳನ್ನು ಎಂತಹ ಸ್ವರೂಪದಲ್ಲಿ ಸೃಷ್ಟಿಸಿದನೆಂದರೆ ಅಂತಹ ಸಾಧನಕ್ಕೆ ಅದಕ್ಕಿಂತ ಉತ್ತಮ ಸ್ವರೂಪವನ್ನು ಕಲ್ಪಿಸಲಿಕ್ಕೂ ಸಾಧ್ಯವಿಲ್ಲ.
2. ಅರ್ಥಾತ್- ಪ್ರತಿಯೊಂದು ವಸ್ತುವನ್ನು ಸೃಷ್ಟಿಸುವುದಕ್ಕೆ ಮೊದಲೇ ಅದಕ್ಕೆ ಭೂಮಿಯಲ್ಲಿ ಯಾವ ಕೆಲಸ ಮಾಡಬೇಕಾಗಿದೆ, ಈ ಕೆಲಸ ಮಾಡಲು ಅದರ ಪ್ರಮಾಣ ಎಷ್ಟಿರಬೇಕು. ಸ್ವರೂಪ ಹೇಗಿರಬೇಕು, ಗುಣವಿಶೇಷತೆಗಳು ಏನಾಗಿರಬೇಕು, ಅದರ ನೆಲೆ ಎಲ್ಲಿರಬೇಕು, ಅದರ ಉಳಿವು, ನೆಲೆ ನಿಲ್ಲುವಿಕೆ ಮತ್ತು ಸಕ್ರಿಯತೆಗಾಗಿ ಯಾವ ಮೂಲ ಮತ್ತು ಅವಕಾಶಗಳನ್ನೊದಗಿಸಬೇಕು, ಯಾವ ಸಂದರ್ಭದಲ್ಲಿ ಅದು ಅಸ್ತಿತ್ವಕ್ಕೆ ಬರಬೇಕು, ಎಲ್ಲಿಯ ವರೆಗೆ ತನ್ನ ಪಾಲಿನ ಕೆಲಸ ಮಾಡಬೇಕು ಮತ್ತು ಯಾವಾಗ ನಾಶವಾಗಬೇಕು ಎಂಬುದನ್ನೆಲ್ಲಾ ಗೊತ್ತುಪಡಿಸಿದನು. ಈ ಸಮಗ್ರ ಯೋಜನೆಯ ಹೆಸರು ಅವನ 'ತಕ್ವೀರ್' ಅಥವಾ ವಿಧಿ ಎಂದಾಗಿದೆ.
3. ಅರ್ಥಾತ್- ಯಾವ ವಸ್ತುವನ್ನೂ ಸೃಷ್ಟಿಸಿ ಹಾಗೆಯೇ ಬಿಟ್ಟು ಬಿಟ್ಟಿಲ್ಲ. ಬದಲಾಗಿ ಅವನು ಯಾವ ಕೆಲಸಕ್ಕಾಗಿ ಯಾವ ವಸ್ತುವನ್ನು ಸೃಷ್ಟಿಸಿದನೋ ಅದಕ್ಕೆ ಆ ಕೆಲಸ ಮಾಡುವ ವಿಧಾನವನ್ನೂ ಕಲಿಸಿದನು.
4. ಆರಂಭ ಕಾಲದಲ್ಲಿ ವಹೀ ಅವತೀರ್ಣಗೊಳ್ಳುತ್ತಿದ್ದಾಗ, ಕೆಲವೊಮ್ಮೆ ಜಿಬ್‌ರೀಲ್(ಅ) ವಹ್ಯಾಯನ್ನು ಕೇಳಿಸಿ ವಿರಮಿಸುವುದಕ್ಕೆ ಮೊದಲೇ ಮರೆತು ಹೋಗುವ ಭಯದಿಂದ ಪ್ರವಾದಿವರ್ಯರು(ಸ) ಅದರ ಆರಂಭಿಕ ಭಾಗವನ್ನು ಪುನರಾವರ್ತಿತಲಾರಂಭಿಸುತ್ತಿದ್ದರು. ಆದ್ದರಿಂದಲೇ ಅಲ್ಲಾಹನು ಪ್ರವಾದಿವರ್ಯರನ್ನು(ಸ) ಸಮಾಧಾನ ಪಡಿಸುತ್ತಾ ಹೀಗೆಂದಿದ್ದಾನೆ, 'ವಹೀ ಅವತೀರ್ಣಗೊಳ್ಳುವಾಗ ನೀವು

7. ಅಲ್ಲಾಹನು ಇಚ್ಛಿಸಿದ್ದರ ಹೊರತು.⁵ ಅವನು ವ್ಯಕ್ತವಾಗಿರುವುದನ್ನೂ ಗುಪ್ತವಾಗಿರುವುದನ್ನೂ ಬಲ್ಲನು. إِلَّا مَا شَاءَ اللَّهُ ۖ إِنَّهُ يَعْلَمُ الْجَهْرَ
وَمَا يَخْفَى ۝
8. ನಾವು ನಿಮಗೆ ಸರಳ ವಿಧಾನದ ಸೌಲಭ್ಯ ನೀಡುತ್ತೇವೆ. وَنُيَسِّرُكَ لِلْيُسْرَى ۝
9. ಆದುದರಿಂದ ಉಪದೇಶದಿಂದ ಪ್ರಯೋಜನವಾಗುವುದಿದ್ದರೆ ನೀವು ಉಪದೇಶ ನೀಡಿರಿ.⁶ فَذَكِّرْ إِن تَفَعَلَتِ الدِّكْرَى ۝
10. ಭಯಭಕ್ತಿಯುಳ್ಳವನು ಉಪದೇಶವನ್ನು ಸ್ವೀಕರಿಸಿಕೊಳ್ಳುವನು- سَيِّدًا كَرِيمًا مِّنْ يَّخْشَى ۝
11. ಮತ್ತು ಅದರಿಂದ ದೂರವುಳಿಯುವವನು ಅತ್ಯಂತ ಭಾಗ್ಯಹೀನನು- وَيَجْتَنِبُهَا الْأَشْفَى ۝
12. ಅವನು ಘೋರ ಅಗ್ನಿಯಲ್ಲಿ ಬೀಳುವನು. الَّذِي يَصَلِّي النَّارَ الْكُبْرَى ۝
13. ಅನಂತರ ಅವನು ಅದರಲ್ಲಿ ಸಾಯಲಿಕ್ಕೂ ಇಲ್ಲ, ಬದುಕಲಿಕ್ಕೂ ಇಲ್ಲ. ثُمَّ لَا يَمُوتُ فِيهَا وَلَا يَحْيَى ۝
14. ಪಾವಿತ್ರವನ್ನು ಕೈಗೊಂಡವನು ಯಶಸ್ವಿಯಾಗಿ ಬಿಟ್ಟನು. قَدْ أَفْلَحَ مَنْ تَزَكَّى ۝
15. ತನ್ನ ಪ್ರಭುವಿನ ನಾಮವನ್ನು ಸ್ಮರಿಸಿದವನು ಮತ್ತು ನಮಾಝ್ ಮಾಡಿದವನು. وَذَكَرَ اسْمَ رَبِّهِ فَصَلَّى ۝
16. ಆದರೆ ನೀವು ಇಹಲೋಕ ಜೀವನಕ್ಕೆ ಆದ್ಯತೆ ಕೊಡುತ್ತೀರಿ. بَلْ تُوْثِرُونَ الْحَيَاةَ الدُّنْيَا ۝
17. ವಸ್ತುತಃ ಪರಲೋಕವು ಹೆಚ್ಚು ಉತ್ತಮವೂ ಶಾಶ್ವತವೂ ಆಗಿದೆ. وَالْآخِرَةُ خَيْرٌ وَأَبْغَى ۝
18. ಇದನ್ನೇ ಹಿಂದೆ ಬಂದಿದ್ದ ಗ್ರಂಥಗಳಲ್ಲಿ ಹೇಳಲಾಗಿತ್ತು- إِنَّ هَذَا لَفِي الصُّحُفِ الْأُولَى ۝
19. ಇಬ್‌ರಾಹೀಮ್ ಮತ್ತು ಮೂಸಾರ ಗ್ರಂಥಗಳಲ್ಲಿ. صُحُفِ إِبْرَاهِيمَ وَمُوسَى ۝

ಮೌನವಾಗಿ ಅದನ್ನು ಕೇಳುತ್ತೀರಿ. ನಾವು ನಿಮಗೆ ಓದಿಸಿ ಬಿಡುವೆವು ಆ ಬಳಿಕ ನೀವು ಮರೆಯಲಾರಿರಿ.

5. ಅರ್ಥಾತ್- ಸಮಸ್ತ ಕುರ್‌ಆನಿನ ಒಂದು ಪದವೂ ಬಿಟ್ಟು ಹೋಗದಂತೆ ತಮ್ಮ ನೆನಪಿನಲ್ಲುಳಿಯುವುದು ತಮ್ಮ ಸಾಮರ್ಥ್ಯದಿಂದಾಗಿಯಲ್ಲ. ಬದಲಾಗಿ ಅದು ಅಲ್ಲಾಹನ ಅನುಗ್ರಹ ಮತ್ತು ಸೌಭಾಗ್ಯದ ಪರಿಣಾಮವಾಗಿದೆ. ಅನ್ಯಥಾ ಅಲ್ಲಾಹನು ಬಯಸಿದ್ದರೆ ಅದನ್ನು ಮರೆಸುತ್ತಿದ್ದನು.
6. ಅರ್ಥಾತ್- ಧರ್ಮಪ್ರಚಾರ ಕಾರ್ಯದ ಮೂಲಕ ನಾವು ನಿಮ್ಮನ್ನು ಯಾವುದೇ ರೀತಿಯ ಸಂಕಷ್ಟಕ್ಕೀಡು ಮಾಡ ಬಯಸುವುದಿಲ್ಲ. ಕಿವುಡರಿಗೆ ಕೇಳಿಸಲು ಅಥವಾ ಅಂಧರಿಗೆ ದಾರಿಗಾಣಿಸಲು ನಾವು ಹೇಳುವುದಿಲ್ಲ. ಲಭ್ಯವಿರುವ ಸರಳ ಮಾರ್ಗವೊಂದನ್ನು ನಾವು ನಿಮಗೆ ಗೊತ್ತು ಪಡಿಸುತ್ತೇವೆ. ಅದೇನೆಂದರೆ ಯಾರಾದರೂ ಉಪದೇಶದಿಂದ ಪ್ರಯೋಜನ ಪಡೆಯುತ್ತಾರೆಯೆಂದು ನಿಮಗೆ ಭಾಸವಾದರೆ ಉಪದೇಶಿಸಿರಿ. ಉಪದೇಶ ಸ್ವೀಕರಿಸಲು ಸಿದ್ಧರಿಲ್ಲವೆಂದು ಸ್ವಾನುಭವದಿಂದ ನಿಮಗೆ ತಿಳಿದು ಬಂದಿರುವಂತಹ ವ್ಯಕ್ತಿಗಳ ಹಿಂದೆ ಬೀಳುವ ಯಾವ ಅವಶ್ಯಕತೆಯೂ ನಿಮಗಿಲ್ಲ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಅವರಿಸಿ ಬಿಡಲಿರುವ ಆ ವಿಪತ್ತಿನ ಸುದ್ದಿ ನಿಮಗೆ ತಲುಪಿದೆಯೇ?
2. ಕೆಲವು ಮುಖಗಳು! ಅಂದು ಭಯಗ್ರಸ್ತವಾಗಿರುವವು,
3. ತೀವ್ರ ಪರಿಶ್ರಮ ಪಡುತ್ತಿರುವವು,
4. ಘೋರ ಅಗ್ನಿಯಲ್ಲಿ ಉರಿಯುತ್ತಿರುವವು-
5. ಅವರಿಗೆ ಕುದಿಯುತ್ತಿರುವ ಚಿಲುಮೆಯ ನೀರನ್ನು ಕುಡಿಯಲು ಕೊಡಲಾಗುವುದು.
6. ಮುಳ್ಳು ತುಂಬಿದ ಒಣಹುಲ್ಲಿನ ಹೊರತು ಬೇರೆ ಯಾವ ಆಹಾರವೂ ಅವರಿಗೆ ಇರಲಾರದು-
7. ಅದು ಪುಷ್ಟಿಗೊಳಿಸಲಾರದು, ಹಸಿವೆಯನ್ನೂ ನೀಗಿಸಲಾರದು-
8. ಅಂದು ಕೆಲವು ಮುಖಗಳು ಕಾಂತಿಯುಕ್ತವಾಗಿರುವವು,
9. ತಮ್ಮ ಸಾಧನೆಗಳ ಬಗ್ಗೆ ಸಂತುಷ್ಟವಾಗಿರುವವು.
10. ಉನ್ನತವಾದ ಸ್ವರ್ಗೋದ್ಯಾನಗಳಲ್ಲಿ ಇರುವವು-
11. ಅಲ್ಲಿ ಅವರು ಯಾವುದೇ ಅಸಂಬದ್ಧ ಮಾತನ್ನು ಕೇಳಲಾರರು.

بِسْمِ اللَّهِ الرَّحْمَنِ الرَّحِيمِ

هَلْ أَتَاكَ حَدِيثُ الْغَاشِيَةِ ۝

وَجُودٌ يَوْمَئِذٍ خَاشِعَةٌ ۝

عَامِلَةٌ تَأْتِبَةٌ ۝

تَصَلِي نَارًا حَامِيَةً ۝

تُسْقَى مِنْ عَيْنٍ أَنْيَّ ۝

لَيْسَ لَهُمْ طَعَامٌ إِلَّا مِنْ صَرِيحٍ ۝

لَا يُسْمِنُ وَلَا يُغْنِي مِنْ جُوعٍ ۝

وَجُودٌ يَوْمَئِذٍ تَائِعَةٌ ۝

لَسَعِبَهَا رَاضِيَةٌ ۝

فِي جَنَّةٍ عَالِيَةٍ ۝

لَا تَسْمَعُ فِيهَا لِأَغْيَةٍ ۝

1. 'ಮುಖಗಳು' ಎಂಬ ಪದವನ್ನು ಇಲ್ಲಿ ವ್ಯಕ್ತಿಗಳು ಎಂಬರ್ಥದಲ್ಲಿ ಪ್ರಯೋಗಿಸಲಾಗಿದೆ. ಮುಖವು, ಮಾನವ ದೇಹದ ಅತ್ಯಂತ ಸುವ್ಯಕ್ತವಾದ ಭಾಗವಾಗಿರುವುದರಿಂದ 'ಕೆಲವು ವ್ಯಕ್ತಿಗಳು' ಎಂದು ಹೇಳುವ ಬದಲು 'ಕೆಲವು ಮುಖಗಳು' ಎಂಬ ಪದವನ್ನು ಪ್ರಯೋಗಿಸಲಾಗಿದೆ.

12. ಅದರಲ್ಲಿ ಚಿಲುಮೆಗಳು ಹರಿಯುತ್ತಿರುವವು, فِيهَا عَيْنٌ جَارِيَةٌ ﴿١٢﴾
13. ಅದರೊಳಗೆ ಉನ್ನತ ಪೀಠಗಳಿರುವವು, فِيهَا سُرُرٌ مَّرْفُوعَةٌ ﴿١٣﴾
14. ಪಾನಪಾತ್ರೆಗಳು ಇರಿಸಲ್ಪಟ್ಟಿರುವವು, وَ أَكْوَابٌ مَّوْضُوعَةٌ ﴿١٤﴾
15. ಒರಗುವ ದಿಂಬುಗಳ ಸಾಲುಗಳಿರುವವು, وَ نَسَائِقُ مَصْفُوفَةٌ ﴿١٥﴾
16. ಮತ್ತು ನುಣುಪಾದ ಹಾಸುಗಳು ಹಾಸಿರುವವು. وَ نَرَائِبٌ مَبْتُوثَةٌ ﴿١٦﴾
17. (ಇವರು ನಂಬುವುದಿಲ್ಲವೆಂದಾದರೆ) ಒಂಟೆಗಳು ಹೇಗೆ ಸೃಷ್ಟಿ ಸಲ್ಪಟ್ಟಿವೆ ಎಂಬುದನ್ನು ಇವರು ನೋಡುವುದಿಲ್ಲವೇ? أَفَلَا يَنْظُرُونَ إِلَى الْإِبِلِ كَيْفَ خُلِقَتْ ﴿١٧﴾
18. ಆಕಾಶವು ಹೇಗೆ ಎತ್ತರಿಸಲ್ಪಟ್ಟಿದೆಯೆಂಬುದನ್ನು ನೋಡುವುದಿಲ್ಲವೇ? وَ إِلَى السَّمَاءِ كَيْفَ رُفِعَتْ ﴿١٨﴾
19. ಪರ್ವತಗಳು ಹೇಗೆ ನಾಟಲ್ಪಟ್ಟಿವೆಯೆಂಬುದನ್ನು ನೋಡುವುದಿಲ್ಲವೇ? وَ إِلَى الْجِبَالِ كَيْفَ نُصِبَتْ ﴿١٩﴾
20. ನೆಲವನ್ನು ಹೇಗೆ ಹಾಸಲಾಗಿದೆಯೆಂಬುದನ್ನು ನೋಡುವುದಿಲ್ಲವೇ?2 وَ إِلَى الْأَرْضِ كَيْفَ سُطِحَتْ ﴿٢٠﴾
21. ಸರಿ! (ಸಂದೇಶವಾಹಕರೇ) ನೀವು ಉಪದೇಶ ಮಾಡುತ್ತಾ ಸಾಗಿರಿ. ನೀವು ಕೇವಲ ಉಪದೇಶಕರು. فَذَكِّرْهُمْ إِنَّهُمْ أَنتَ مُذَكَّرٌ ﴿٢١﴾
22. ಅವರ ಮೇಲೇನೂ ಬಲಾತ್ಕಾರ ಮಾಡುವವರಲ್ಲ- كُنْتُ عَلَيْهِمْ بِصَبِيحٍ ﴿٢٢﴾
23. ಆದರೆ ಯಾರು ವಿಮುಖನಾಗುವನೋ ಹಾಗೂ ನಿರಾಕರಿಸುವನೋ- إِلَّا مَنْ تَوَلَّى وَ كَفَرَ ﴿٢٣﴾
24. ಅವನಿಗೆ ಅಲ್ಲಾಹನು ಘೋರ ಯಾತನೆ ಕೊಡುವನು. فَيُعَذِّبُهُ اللَّهُ الْعَذَابَ الْأَكْبَرَ ﴿٢٤﴾

2. ಅರ್ಥಾತ್- ಪರಲೋಕದ ಕುರಿತಾದ ಈ ಮಾತುಗಳನ್ನು ಕೇಳಿ ಇದು ಸಂಭವಿಸುವುದಾದರೂ ಹೇಗೆ ಎಂದು ಅವರು ಕೇಳುತ್ತಾರೆ. ಹಾಗಾದರೆ ಅವರು ತಮ್ಮ ಸುತ್ತಮುತ್ತಲಿನ ವಸ್ತುಗಳ ಕಡೆಗೆ ದೃಷ್ಟಿ ಬೀರುವುದಿಲ್ಲವೇ? ಈ ಒಂಟೆ ಹೇಗೆ ಸೃಷ್ಟಿಸಲ್ಪಟ್ಟಿತು? ಈ ಆಕಾಶ ಹೇಗೆ ಉನ್ನತಗೊಂಡಿತು? ಈ ಪರ್ವತ ಹೇಗೆ ನೆಲೆಯೂರಿತು? ಈ ಭೂಮಿ ಹೇಗೆ ಹರಡಿತು? ಎಂದು ಅವರೆಂದೂ ಆಲೋಚಿಸುವುದಿಲ್ಲವೇ. ಈ ವಸ್ತುಗಳೆಲ್ಲವೂ ಉಂಟಾಗಲು ಸಾಧ್ಯವಿದೆ. ಮಾತ್ರವಲ್ಲ ಅವರ ಮುಂದೆಯೇ ಅಸ್ತಿತ್ವದಲ್ಲಿದೆ. ಹಾಗಿರುವಾಗ ಪರಲೋಕ ಮಾತ್ರ ಯಾಕೆ ಬರಲಾರದು. ಪರಲೋಕದಲ್ಲಿ ಮತ್ತೊಂದು ವಿಶ್ವ ಅಸ್ತಿತ್ವಕ್ಕೆ ಬರಲು ಯಾಕೆ ಸಾಧ್ಯವಿಲ್ಲ. ಸ್ವರ್ಗ ಮತ್ತು ನರಕಗಳೇಕೆ ಉಂಟಾಗಲಾರವು.



25. ಇವರಿಗೆಲ್ಲ ನಮ್ಮ ಕಡೆಗೇ ಮರಳಲಿಕ್ಕಿದೆ-

إِنَّ إِلَيْنَا رِجَابَهُمْ ۝

26. ತರುವಾಯ ಇವರ ವಿಚಾರಣೆ ನಡೆಸುವ ಹೊಣೆ ನಮ್ಮ ಮೇಲೆಯೇ ಇದೆ.

ثُمَّ إِنَّ عَلَيْنَا حِسَابَهُمْ ۝

۝



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಪ್ರಾತಃಕಾಲದ ಆಣೆ,
2. ದಶರಾತ್ರಿಗಳ ಆಣೆ,
3. ಸಮ-ವಿಷಮಗಳ ಆಣೆ,
4. ಮತ್ತು ಅಗಲುತ್ತಿರುವ ರಾತ್ರಿಯ ಆಣೆ.
5. ಇದರಲ್ಲಿ ಬುದ್ಧಿಜೀವಿಗಳಿಗೇನಾದರೂ ಆಣೆ ಇದೆಯೇ?
- 6-7. ನಿಮ್ಮ ಪ್ರಭು ಉನ್ನತ ಸ್ತಂಭಗಳ ಆದ್‌ಇರಮಾನವರೊಂದಿಗೆ ಹೇಗೆ ವರ್ತಿಸಿದನೆಂಬುದನ್ನು ನೀವು ನೋಡಲಿಲ್ಲವೇ?
8. ಅವರಂತಹ ಯಾವ ಜನಾಂಗವೂ ಜಗತ್ತಿನ ನಾಡುಗಳಲ್ಲಿ ಸೃಷ್ಟಿಸಲ್ಪಟ್ಟಿರಲಿಲ್ಲ.
9. ಕಣಿವೆಗಳಲ್ಲಿ ಬಂಡೆಗಳನ್ನು ಕೊರೆದಿದ್ದ ಸಮೂಹರೊಂದಿಗೆ-
10. ಮತ್ತು ಮೊಳೆಗಳವನಾದ ಫಿರಾಫಿನನೊಂದಿಗೆ-
11. (ಅವನು ಹೇಗೆ ವರ್ತಿಸಿದನೆಂಬುದನ್ನು ನೀವು ನೋಡಲಿಲ್ಲವೇ?). ಇವರು ಜಗತ್ತಿನ ನಾಡುಗಳಲ್ಲಿ ವಿದ್ರೋಹವೆಸಗಿದವರಾಗಿದ್ದರು-

بِسْمِ اللَّهِ الرَّحْمَنِ الرَّحِيمِ

وَالْفَجْرِ

وَلَيَالٍ عَشْرٍ

وَالشَّفْعِ وَالْوَتْرِ

وَالْأَيْلِ إِذَا يَسُرُّ

هَلْ فِي ذَلِكَ قَسَمٌ لِّذِي حِجْرٍ

أَلَمْ تَرَ كَيْفَ فَعَلَ رَبُّكَ بِعَادٍ

إِرْمَ دَاتِ الْعِمَادِ

الَّتِي لَمْ يُخْلَقْ مِثْلُهَا فِي الْبِلَادِ

وَتَمُودَ الَّذِينَ جَابُوا الصَّخْرَ بِالْوَادِ

وَفِرْعَوْنَ ذِي الْأَوْتَادِ

الَّذِينَ طَغَوْا فِي الْبِلَادِ



1. ಮುಂದಿನ ಸೂಕ್ತಗಳನ್ನು ಗಮನಿಸಿದರೆ ಪ್ರವಾದಿವರ್ಯರು(ಸ) ಮತ್ತು ಸತ್ಯನಿಷೇಧಿಗಳ ನಡುವೆ ಪರಲೋಕದ ಶಿಕ್ಷೆ-ರಕ್ಷೆಗಳ ಬಗ್ಗೆ ಚರ್ಚೆ ನಡೆಯುತ್ತಿತ್ತೆಂದು ಸ್ಪಷ್ಟವಾಗಿ ತಿಳಿದುಬರುತ್ತದೆ. ಪ್ರವಾದಿವರ್ಯರು(ಸ) ಅದನ್ನು ಸಾಬೀತುಪಡಿಸಿದರೆ ಸತ್ಯನಿಷೇಧಿಗಳು ಅದನ್ನು ನಿರಾಕರಿಸುತ್ತಿದ್ದರು. ಈ ಕುರಿತು ನಾಲ್ಕು ವಿಷಯಗಳ ಆಣೆ ಹಾಕಿದ ನಂತರ, “ಈ ಬಗ್ಗೆ ಸಾಕ್ಷ್ಯವಹಿಸಲು ಇದರ ನಂತರ ಮತ್ತಾವುದೇ ಆಣೆಯ ಔಚಿತ್ಯವಿದೆಯೇ?” ಎಂದು ಹೇಳಲಾಗುತ್ತಿದೆ.

12. ಮತ್ತು ಅಲ್ಲಿ ಬಹಳಷ್ಟು ಕ್ಷೋಭೆ ಹರಡಿದ್ದರು. فَاكْتُرُوا فِيهَا الْفَسَادَ ۗ
13. ಕೊನೆಗೆ ನಿಮ್ಮ ಪ್ರಭು ಅವರ ಮೇಲೆ ಯಾತನೆಯ ಕೊರಡೆಯನ್ನು ಬಾರಿಸಿಬಿಟ್ಟನು. فَصَبَّ عَلَيْهِمْ رَبُّكَ سَوْطَ عَذَابٍ ۗ
14. ವಾಸ್ತವದಲ್ಲಿ ನಿಮ್ಮ ಪ್ರಭು ಹೊಂಚು ಹಾಕುತ್ತಿದ್ದಾನೆ.² إِنَّ رَبَّكَ لَبِالْمِرْصَادِ ۗ
15. ಆದರೆ ಮಾನವನ ಅವಸ್ಥೆ ಹೀಗಿದೆ: ಅವನ ಪ್ರಭು ಅವನನ್ನು ಪರೀಕ್ಷೆ ಗೊಳಪಡಿಸಿದಾಗ ಮತ್ತು ಅವನಿಗೆ ಗೌರವ ಹಾಗೂ ಅನುಗ್ರಹ ದಯಪಾಲಿಸಿದಾಗ ಅವನು, ನನ್ನ ಪ್ರಭು ನನ್ನನ್ನು ಸನ್ಮಾನಿತನಾಗಿ ಮಾಡಿದನೆಂದು ಹೇಳುತ್ತಾನೆ. فَأَمَّا الْإِنْسَانُ إِذْ مَا ابْتَلَاهُ رَبُّهُ
فَاكْرَمَهُ وَنَعَّمَهُ فَيَقُولُ رَبِّي أَكْرَمَنِ ۗ
16. ಮತ್ತು ಅವನನ್ನು ಪರೀಕ್ಷೆಗೊಳಪಡಿಸಿದಾಗ ಮತ್ತು ಅವನ ಪಾಲಿಗೆ ಅವನ ಜೀವನಾಧಾರವನ್ನು ಸೀಮಿತಗೊಳಿಸಿದಾಗ ನನ್ನ ಪ್ರಭು ನನ್ನನ್ನು ಅಪಮಾನಿಸಿದನೆಂದು ಹೇಳುತ್ತಾನೆ.³ وَأَمَّا إِذْ مَا ابْتَلَاهُ فَقَدَرَ عَلَيْهِ
رِزْقَهُ فَيَقُولُ رَبِّي أَهَانَنِ ۗ
17. ಖಂಡಿತ ಅಲ್ಲ! ವಾಸ್ತವದಲ್ಲಿ ನೀವು ಅನಾಥರನ್ನು ಗೌರವದಿಂದ ಕಾಣುವುದಿಲ್ಲ - كَلَّا بَلْ لَا تَكْرُمُونَ الْيَتِيمَ ۗ
18. ಬಡವನಿಗೆ ಉಣಬಡಿಸುವಂತೆ ಪರಸ್ಪರರನ್ನು ಪ್ರೇರೇಪಿಸುವುದಿಲ್ಲ - وَلَا تَخْضَعُونَ عَلَىٰ طَعَامِ الْيَسِيرِينَ ۗ
19. ವಾರೀಸು ಸೊತ್ತನ್ನೆಲ್ಲ ಕಬಳಿಸಿ ಬಿಡುತ್ತೀರಿ - وَتَأْكُلُونَ التُّرَاثَ أَكْلًا لَّمًّا ۗ
20. ಮತ್ತು ಸಂಪತ್ತನ್ನು ಅತಿಯಾಗಿ ಪ್ರೀತಿಸುತ್ತೀರಿ. وَتُحِبُّونَ الْمَالَ حُبًّا جَمًّا ۗ
21. ಖಂಡಿತ ಅಲ್ಲ!⁴ ಭೂಮಿಯು ನಿರಂತರ ಗುದ್ದಿ ಪುಡಿಗುಟ್ಟಿಲ್ಲುಟ್ಟಾಗ - كَلَّا إِذَا دُكَّتِ الْأَرْضُ دَكًّا دَكًّا ۗ

2. ಹೊಂಚು ಹಾಕುವುದೆಂದರೆ ಯಾರನ್ನಾದರೂ ಕಾಯುತ್ತಾ ಅವಿತುಕೊಂಡು ಕುಳಿತಿರುವುದು ಮತ್ತು ಅವನು ಅಲ್ಲಿಗೆ ಬಂದು ತಲಪಿದೊಡನೆ ಹಠಾತ್ತನೆ ಅವರ ಮೇಲೆ ಎರಗಿ ಬಿಡುವುದು. ತನ್ನ ಪರಿಣಾಮದ ಬಗ್ಗೆ ಅಶ್ರದ್ಧನಾಗಿರುವವನು ಆ ಪ್ರದೇಶದ ಮೂಲಕ ನಿಶ್ಚಿಂತನಾಗಿ ಸಾಗುತ್ತಿರುವಾಗಲೇ ಇದ್ದಕ್ಕಿದ್ದಂತೆ ಬಲಿಯಾಗಿ ಬಿಡುತ್ತಾನೆ. ಅಲ್ಲಾಹನಿಗೆ ಪ್ರತಿಯಾಗಿ ಲೋಕದಲ್ಲಿ ಕ್ಷೋಭೆಯ ಬಿರುಗಾಳಿಯನ್ನೆಬ್ಬಿಸುವ ಅಕ್ರಮಿಗಳ ಅವಸ್ಥೆಯೂ ಹೀಗೆಯೇ ಇರುತ್ತದೆ. ಅವರ ಕೆಲಸಗಳನ್ನೆಲ್ಲಾ ನೋಡುವ ದೇವನೊಬ್ಬನಿದ್ದಾನೆಂಬ ಪರಿವೆಯೇ ಅವರಿಗಿರುವುದಿಲ್ಲ. ಅವರು ಬಹಳ ನಿರ್ಭಯವಾಗಿ ದಿನೇ ದಿನೇ ಹೆಚ್ಚಿಟ್ಟು ದುಷ್ಕೃತ್ಯಗಳನ್ನು ಮಾಡುತ್ತಾ ಹೋಗುತ್ತಾರೆ. ಕೊನೆಗೆ ಅಲ್ಲಾಹನು ಮಿರಲು ಬಿಡದ ಆ ಚರಮ ಹಂತಕ್ಕೆ ತಲಪಿದಾಗ ಹಠಾತ್ತನೆ ಅಲ್ಲಾಹನ ಯಾತನೆಯ ಹೊಡೆತ ಅವರ ಮೇಲೆ ಬೀಳುತ್ತದೆ.
3. ಅರ್ಥಾತ್- ಮಾನವನ ಭೌತಿಕವಾದಿ ದೃಷ್ಟಿಕೋನ ಹೀಗಿರುತ್ತದೆ- ಈ ಲೋಕದ ಸಿರಿಸಂಪತ್ತು ಮತ್ತು ಸ್ನಾನಾಧಿಕಾರಗಳನ್ನು ಅವನು ಗೌರವವೆಂದೂ ಅದು ಸಿಗದಿರುವುದನ್ನು ನಿಂದ್ಯತೆಯೆಂದೂ ಅವನು ಭಾವಿಸುತ್ತಾನೆ. ಆದರೆ ವಾಸ್ತವಿಕತೆಯೇನೆಂದರೆ ಅಲ್ಲಾಹನು ಭೂಮಿಯಲ್ಲಿ ಯಾರಿಗೆ ಏನನ್ನು ದಯಪಾಲಿಸಿದ್ದರೂ ಅದು ಪರೀಕ್ಷಾರ್ಥವಾಗಿದೆ. ಸಿರಿಸಂಪತ್ತು ಮತ್ತು ಅಧಿಕಾರವೂ ಪರೀಕ್ಷಾರ್ಥವಾಗಿದೆ. ಬಡತನವೂ ಪರೀಕ್ಷೆಗಾಗಿಯೇ ಇದೆ. ಆದರೆ ಅವರಿಗದು ತಿಳಿಯುವುದಿಲ್ಲ.
4. ಲೋಕದ ಜೀವನದಲ್ಲಿ ಇದೆಲ್ಲವನ್ನೂ ಮಾಡುತ್ತಿರೋಣ. ಅದರ ಬಗ್ಗೆ ವಿಚಾರಣೆ ನಡೆಯುವ ಸಮಯ ಎಂದೂ ಬರಲಾರದು ಎಂಬ ನಿಮ್ಮ ಭಾವನೆ ಸರಿಯಲ್ಲ.

22. ಮತ್ತು ದೇವಚರರು ಸಾಲುಸಾಲಾಗಿ ನಿಂತಿರುವ ಸ್ಥಿತಿಯಲ್ಲಿ ನಿಮ್ಮ ಪ್ರಭು ಆಗಮಿಸುವಾಗ. وَجَاءَ رَبُّكَ وَالْمَلَكُ صَفًّا صَفًّا ١٧
23. ಅಂದು ನರಕವನ್ನು ಮುಂದೆ ತರಲಾಗುವುದು. ಅಂದು ಮಾನವನಿಗೆ ಮನವರಿಕೆಯಾಗುವುದು. ಅಂದು ಅವನು ತಿಳಿಯುವುದರಿಂದೇನು ಫಲ? وَجَاءَتْ يَوْمَئِذٍ بِجَهَنَّمَ يَوْمَئِذٍ يَوْمَئِذٍ يَتَذَكَّرُ الْإِنْسَانُ وَأَنَّى لَهُ الذِّكْرَى ١٨
24. ಅವನು, "ಅಯ್ಯೋ! ನಾನು ನನ್ನ ಈ ಜೀವನಕ್ಕಾಗಿ ಮೊದಲೇ ಸಿದ್ಧತೆ ಮಾಡುತ್ತಿದ್ದರೆ!" ಎಂದು ಹೇಳುವನು. يَقُولُ يَلَيْتَنِي قَدَّمْتُ لِحَيَاتِي ١٩
25. ಅಂದು ಅಲ್ಲಾಹನು ಕೊಡುವಂತಹ ಯಾತನೆಯನ್ನು ಕೊಡಬಲ್ಲವರು ಬೇರಾರೂ ಇಲ್ಲ. فِيَوْمَئِذٍ لَا يُعَذِّبُ عَذَابَهُ أَحَدٌ ٢٠
26. ಅಲ್ಲಾಹನು ಬಂಧಿಸುವ ರೀತಿಯಲ್ಲಿ ಬಂಧಿಸುವವನೂ ಯಾರೂ ಇಲ್ಲ. وَلَا يُؤْتِقُ وَثَاقَهُ أَحَدٌ ٢١
27. (ಇನ್ನೊಂದು ಕಡೆಯಿಂದ ಹೀಗೆ ಅಪ್ಪಣೆಯಾಗುವುದು;) "ಓ ಶಾಂತಚಿತ್ತವೇ! 5 يَأْتِيهَا النَّفْسُ الْمُطْمَئِنَّةُ ٢٢
28. ನೀನು (ನಿನ್ನ ಸದ್ಗತಿಯಿಂದ) ಸಂತುಷ್ಟನೂ (ನಿನ್ನ ಪ್ರಭುವಿನ ಬಳಿ) ಮೆಚ್ಚುಗೆಗೆ ಪಾತ್ರನೂ ಆಗಿರುವ ಸ್ಥಿತಿಯಲ್ಲಿ ನಿನ್ನ ಪ್ರಭುವಿನ ಬಳಿಗೆ ನಡೆ. أُرْجِعِي إِلَىٰ رَبِّكِ رَاضِيَةً مَّرْضِيَّةً ٢٣
29. ನನ್ನ (ಸಜ್ಜನ) ದಾಸರೊಂದಿಗೆ ಸೇರಿಕೋ- فَادْخُلِي فِي عِبَادِي ٢٤
30. ಮತ್ತು ನನ್ನ ಸ್ವರ್ಗದೊಳಗೆ ಪ್ರವೇಶಿಸು." وَادْخُلِي جَنَّتِي ٢٥

5. ಶಾಂತ ಚಿತ್ತವೆಂದರೆ (ನಫ್ಸ್ ಮುತ್‌ಮಿನ್) ಯಾವುದೇ ಸಂಶಯಕ್ಕೆಡೆ ಕೊಡದೆ ಪೂರ್ಣ ಸಂತೃಪ್ತಿಯೊಂದಿಗೆ ಶಾಂತಚಿತ್ತದಿಂದ ಏಕಮೇವಾದ್ವಿತೀಯನಾದ ಅಲ್ಲಾಹನನ್ನು ತನ್ನ ಪ್ರಭುವೆಂದೂ ಪ್ರವಾದಿಗಳು ತಂದ ಸತ್ಯಧರ್ಮವನ್ನು ತನ್ನ ಧರ್ಮವೆಂದೂ ಭಾವಿಸಿದ ವ್ಯಕ್ತಿಯಾಗಿದ್ದಾನೆ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಅಲ್ಲ,¹ ನಾನು ಈ (ಮಕ್ಕಾ) ಪಟ್ಟಣದ ಆಣೆ ಹಾಕುತ್ತೇನೆ-
2. (ಸಂದೇಶವಾಹಕರೇ) ಈ ಪಟ್ಟಣದಲ್ಲಿ ನಿಮ್ಮನ್ನು 'ಧರ್ಮಸಮ್ಮತ' ಗೊಳಿಸಿಕೊಳ್ಳಲಾಗಿದೆ²
3. ಮತ್ತು ನಾನು ತಂದೆಯ ಹಾಗೂ ಅವನಿಂದ ಜನಿಸಿದ ಮಕ್ಕಳ ಆಣೆ ಹಾಕುತ್ತೇನೆ-
4. ವಾಸ್ತವದಲ್ಲಿ ನಾವು ಮಾನವನನ್ನು ಸಂಕಷ್ಟದಲ್ಲೇ ಸೃಷ್ಟಿಸಿದ್ದೇವೆ.³
5. ಅವನನ್ನು ಯಾರೂ ನಿಯಂತ್ರಿಸಲಾರರೆಂದು ಅವನು ಭಾವಿಸಿರುವನೇ?
6. ನಾನು ಧನರಾಶಿಯನ್ನೇ ಖರ್ಚು ಮಾಡಿ ಬಿಟ್ಟೆನೆಂದು ಅವನು ಹೇಳುತ್ತಾನೆ.
7. ಅವನನ್ನು ಯಾರೂ ಕಂಡಿಲ್ಲವೆಂದು ಅವನು ಭಾವಿಸುತ್ತಾನೆಯೇ?⁴
- 8-9. ನಾವು ಅವನಿಗೆ ಎರಡು ಕಣ್ಣುಗಳನ್ನೂ ಒಂದು ನಾಲಗೆಯನ್ನೂ

لَا أُفْسِدُ بِهِدَا الْبَلَدِ ۝

وَ أَنْتَ حَلٌّ بِهِدَا الْبَلَدِ ۝

وَ وَالِدٍ وَ مَا وَكَدَ ۝

لَقَدْ خَلَقْنَا الْإِنْسَانَ فِي كَبَدٍ ۝

أَيَحْسَبُ أَنْ لَنْ يَفْقِدَ عَلَيْهِ أَحَدًا ۝

يَقُولُ أَهْلَكْتُ مَا لَا بَدَأَ ۝

أَيَحْسَبُ أَنْ لَمْ يَرَكَ أَحَدٌ ۝



أَكْمُ تَجَعَلُ لَهُ عَيْنَيْنِ ۝

1. ಅರ್ಥಾತ್- ನೀವು ಭಾವಿಸಿಕೊಂಡಿರುವುದು ಸತ್ಯವಲ್ಲ.
2. ಅರ್ಥಾತ್- ಪ್ರಾಣಿಗಳಿಗೂ ಅಭಯ ಪ್ರಾಪ್ತವಿರುವ ಈ ನಗರದಲ್ಲಿ ನಿಮ್ಮ ಮೇಲೆ ಅಕ್ರಮವೆಸಗುವುದನ್ನು ಧರ್ಮಸಮ್ಮತಗೊಳಿಸಲಾಗಿದೆ.
3. ಅರ್ಥಾತ್- ಈ ಲೋಕ ಮಾನವನಿಗೆ ಸವಿಯುಣ್ಣುವ ಮತ್ತು ಸುಖದ ಸುಪ್ಪತ್ತಿಗೆಯಲ್ಲಿರುವ ಸ್ಥಳವಲ್ಲ. ಬದಲಾಗಿ ಇದು ಪರಿಶ್ರಮಪಡುವ ಮತ್ತು ಕಾರಿಣ್ಯಗಳನ್ನು ಸಹಿಸಿಕೊಳ್ಳುವ ಸ್ಥಳವಾಗಿದೆ. ಯಾವ ಮಾನವನೂ ಈ ಪರಿಸ್ಥಿತಿಯಿಂದ ದಾಟದಿರಲಾರ.
4. ಅರ್ಥಾತ್- ದುರಹಂಕಾರವನ್ನು ಮೆರೆಯುವ ವ್ಯಕ್ತಿಗೆ, ಇದನ್ನೆಲ್ಲಾ ನೋಡುವ ದೇವನೊಬ್ಬ ಮೇಲಿದ್ದಾನೆ. ಈ ಸಂಪತ್ತನ್ನು ಯಾವ ಮೂಲದಿಂದ ಗಳಿಸಿ ಯಾವುದರಲ್ಲಿ ಖರ್ಚು ಮಾಡಿದೆ ಎಂದು ಅವನು ನೋಡುತ್ತಿದ್ದಾನೆಂದು ತಿಳಿದಿಲ್ಲವೇ?

ಎರಡು ತುಟಿಗಳನ್ನೂ ಕೊಟ್ಟಿಲ್ಲವೇ?*	وَلِسَانًا وَشَفَتَيْنِ ۞
10. ಮತ್ತು ಅವನಿಗೆ ಎರಡು ಸುಸ್ಪಷ್ಟ ದಾರಿಗಳನ್ನು ತೋರಿಸಿ ಕೊಡಲಿಲ್ಲವೇ?	وَهَدَيْنَاهُ النَّجْدَيْنِ ۞
11. ಆದರೆ ಅವನು ದುರ್ಗಮ ಏರನ್ನು ಏರುವ ಸಾಹಸವನ್ನೇ ಮಾಡಲಿಲ್ಲ.	فَلَا اتَّخَذَ الْعُقَبَةَ ۞
12. ಆ ದುರ್ಗಮ ಏರು ಏನೆಂದು ನಿಮಗೇನು ಗೊತ್ತು?	وَمَا أَدْرَاكَ مَا الْعُقَبَةُ ۞
13. ಯಾವುದಾದರೂ ಕೊರಳನ್ನು ದಾಸ್ಯ ಬಂಧನದಿಂದ ವಿಮೋಚಿಸುವುದು-	فَكِ رَقَبَةٍ ۞
14-16. ಅಥವಾ ಹಸಿವಿನ ದಿನ, ಹಸಿದ ಆಪ್ತ ಅನಾಥನಿಗೆ ಅಥವಾ ದಿಕ್ಕಿಟ್ಟ ದರಿದ್ರನಿಗೆ ಉಣಬಡಿಸುವುದು.	أَوْ إِطْعَمْتُ فِي يَوْمٍ ذِي مَسْغَبَةٍ ۞ يَتِيئًا ذَا مَقْرَبَةٍ ۞ أَوْ مُسْكِينًا ذَا مَتْرَبَةٍ ۞
17. ತರುವಾಯ, ಸತ್ಯವಿಶ್ವಾಸವಿರಿಸಿದ ಹಾಗೂ ಪರಸ್ಪರರಿಗೆ ಸಹನೆ ಮತ್ತು (ಸೃಷ್ಟಿಗಳ ಮೇಲೆ) ಕರುಣೆಯನ್ನು ಬೋಧಿಸಿದ ಜನರ ಸಾಲಿಗೆ ಸೇರುವುದು.	ثُمَّ كَانَ مِنَ الَّذِينَ آمَنُوا وَتَوَاصَوْا بِالصَّبْرِ وَتَوَاصَوْا بِالرِّحْمَةِ ۞
18. ಇವರೇ ಬಲಗಡೆಯವರು.	أُولَئِكَ أَصْحَابُ الْمَيْمَنَةِ ۞
19. ಮತ್ತು ನಮ್ಮ ಸೂಕ್ತಗಳನ್ನು ತಿರಸ್ಕರಿಸಿದವರು ಎಡಗಡೆಯವರು. 6	وَالَّذِينَ كَفَرُوا بِآيَاتِنَا هُمْ أَصْحَابُ الشُّعْمَةِ ۞
20. ಅವರ ಮೇಲೆ ನರಕಾಗ್ನಿಯು ಆವರಿಸಿಕೊಂಡಿರುವುದು.	عَلَيْهِمْ نَارٌ مُّوَصَّدَةٌ ۞

5. ಅರ್ಥಾತ್- ನಾವು ಜ್ಞಾನ ಮತ್ತು ವಿವೇಕದ ಮೂಲಗಳನ್ನು ನೀಡಲಿಲ್ಲವೇ?

6. ಬಲಗಡೆಯವರು ಮತ್ತು ಎಡಗಡೆಯವರು ಎಂಬುದರ ವಿವರಣೆಗೆ ಅಲ್ ವಾಕಿಅಃ ಅಧ್ಯಾಯದ 8,9,27 ಮತ್ತು 41ನೆಯ ಸೂಕ್ತಗಳನ್ನು ನೋಡಿರಿ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಸೂರ್ಯನ ಹಾಗೂ ಅದರ ಬಿಸಿಲಿನಾಣೆ,
2. ಚಂದ್ರನಾಣೆ- ಅದು ಅದನ್ನು ಹಿಂಬಾಲಿಸಿದಾಗ,
3. ಹಗಲಿನಾಣೆ- ಅದು ಸೂರ್ಯನನ್ನು ಪ್ರಕಟಗೊಳಿಸಿದಾಗ,
4. ರಾತ್ರಿಯಾಣೆ- ಅದು ಸೂರ್ಯನನ್ನು ಕವಿದಾಗ,
5. ಆಕಾಶದ ಹಾಗೂ ಅದನ್ನು ಸ್ಥಾಪಿಸಿದವನಾಣೆ,
6. ಭೂಮಿಯ ಹಾಗೂ ಅದನ್ನು ಹಾಸಿದವನಾಣೆ,
7. ಮಾನವ ಚಿತ್ತದ ಹಾಗೂ ಅದನ್ನು ಸುಗಮಗೊಳಿಸಿದವನಾಣೆ,¹
8. ಆ ಬಳಿಕ ಅವನು ಅದರ ದುಷ್ಟತೆಯನ್ನೂ ಅದರ ಸಾತ್ವಿಕತೆಯನ್ನೂ ಅದಕ್ಕೆ ಪ್ರೇರೇಪಿಸಿದನು.²
9. ಖಂಡಿತವಾಗಿಯೂ ತನ್ನ ಆತ್ಮವನ್ನು ಸಂಸ್ಕರಿಸಿ ಕೊಂಡವನು ವಿಜಯಿಯಾದನು-

بِسْمِ اللَّهِ الرَّحْمَنِ الرَّحِيمِ

وَالشَّمْسِ وَضُحَاهَا ۝

وَالْقَمَرِ إِذَا تَلَّهَا ۝

وَالنَّهَارِ إِذَا جَدَّهَا ۝

وَاللَّيْلِ إِذَا يَغْشَاهَا ۝

وَالسَّمَاءِ وَمَا بَنَاهَا ۝

وَالْأَرْضِ وَمَا طَرَاهَا ۝

وَالنَّفْسِ وَوَمَا سَوَّاهَا ۝

فَأَلْهَمَهَا فُجُورَهَا وَتَقْوَاهَا ۝

قَدْ أَفْلَحَ مَنْ زَكَّاهَا ۝

1. ಅರ್ಥಾತ್- ಮಾನವನು ಮಾಡುವ ಕೆಲಸಗಳಿಗೆ ಅವನನ್ನು ಸಮರ್ಥನನ್ನಾಗಿ ಮಾಡುವ ದೇಹ, ಮದುಳು, ಇಂದ್ರಿಯಗಳು ಮತ್ತು ಶಕ್ತಿ ಸಾಮರ್ಥ್ಯಗಳನ್ನು ನಾವು ದಯಪಾಲಿಸಿದೆವು.
2. ಇದಕ್ಕೆ ಎರಡು ಅರ್ಥಗಳಿವೆ. ಮೊದಲನೆಯದಾಗಿ ಸೃಷ್ಟಿಕರ್ತನು ಅವನಲ್ಲಿ ಒಳಿತು ಮತ್ತು ಕೆಡುಕುಗಳೆರಡರ ಕಡೆಗೂ ಸೆಳೆತ ಮತ್ತು ಬಲವನ್ನಿಟ್ಟಿದ್ದಾನೆ. ಎರಡನೆಯದಾಗಿ ಪ್ರತಿಯೊಬ್ಬ ಮಾನವನ ಸುಪ್ತ ಮನಸ್ಸಿನಲ್ಲಿ ಅಲ್ಲಾಹನು ನಡವಳಿಕೆಯಲ್ಲಿ ಕೆಲವು ಉತ್ತಮವಾದುದು ಮತ್ತು ಕೆಲವು ಕೆಟ್ಟದ್ದಾಗಿವೆ ಎಂಬ ಕಲ್ಪನೆಯನ್ನು ಲೀನಗೊಳಿಸಿದ್ದಾನೆ. ಒಳ್ಳೆಯ ನೀತಿ-ನಡವಳಿಕೆ ಮತ್ತು ಕೆಟ್ಟ ನೀತಿ ನಡವಳಿಕೆ ಸರಿಸಮಾನವಲ್ಲ. ಫುಜೂರ್ (ದುಷ್ಟ ಕೆಲಸಗಳು) ಅತ್ಯಂತ ತುಚ್ಛವಾದುದಾಗಿವೆ. ತಕ್ವಾ(ಕೆಡುಕಿನಿಂದ ದೂರ ಉಳಿಯುವುದು) ಅತ್ಯಂತ ಉದಾತ್ತ ಗುಣವಾಗಿದೆ- ಎಂಬಿತ್ಯಾದಿಗಳು ಮಾನವನ ಮಟ್ಟಿಗೆ ಅಪರಿಚಿತ ಕಲ್ಪನೆಯಲ್ಲ. ಮಾನವ ಪ್ರಕೃತಿಯೇ ಅದನ್ನರಿತಿದೆ. ಒಳಿತು-ಕೆಡುಕುಗಳ ನಡುವೆ ಭೇದ ಕಲ್ಪಿಸುವ ಆಜನ್ಮ ಗುಣವನ್ನು ಸೃಷ್ಟಿಕರ್ತನು ಅವನಿಗೆ ದಯಪಾಲಿಸಿದ್ದಾನೆ.

10. ಮತ್ತು ಅದನ್ನು ದಮನಿಸಿದವನು ಸೋಲುಂಡನು.³
11. ಸಮೂದರು ತಮ್ಮ ವಿದ್ರೋಹದಿಂದಾಗಿ ಸುಳ್ಳಾಗಿಸಿದರು.
12. ಆ ಜನಾಂಗದ ಅತ್ಯಂತ ದುಷ್ಟ ವ್ಯಕ್ತಿಯು ಕೆರಳಿ ಎದ್ದಾಗ-
13. ಅಲ್ಲಾಹನ ಸಂದೇಶವಾಹಕರು ಆ ಜನರೊಡನೆ, "ಜಾಗ್ರತೆ! ಅಲ್ಲಾಹನ ಒಂಟಿಯನ್ನು (ಮುಟ್ಟಬೇಡಿರಿ) ಮತ್ತು ಅದು ನೀರು ಕುಡಿಯುವುದನ್ನು (ತಡೆಯಬೇಡಿರಿ)" ಎಂದರು.
14. ಆದರೆ ಅವರು ಅವರ ಮಾತನ್ನು ಸುಳ್ಳೆಂದು ಸಾರಿದರು ಮತ್ತು ಒಂಟಿಯನ್ನು ಕೊಂದುಬಿಟ್ಟರು. ಕೊನೆಗೆ ಅವರ ಪಾಪದ ಫಲವಾಗಿ ಅವರ ಪ್ರಭು ಅವರ ಮೇಲೆ, ಏಕಕಾಲದಲ್ಲಿ ಎಲ್ಲರನ್ನೂ ಮಣ್ಣುಗೂಡಿಸುವಂತಹ ವಿಪತ್ತನ್ನು ಎರಗಿಸಿದನು-⁴
15. ಮತ್ತು ಅವನಿಗೆ (ತನ್ನ ಈ ಕೃತ್ಯದ) ಯಾವುದೇ ದುಷ್ಟರಿಣಾಮದ ಭಯವಿಲ್ಲ.

وَقَدْ خَابَ مَنْ دَسَّهَا ۝

كَذَّبَتْ شَمُودُ بِطَغْوَاهَا ۝

إِذِ اتَّبَعَتْ أَشْقَاهَا ۝

فَقَالَ لَهُمْ رَسُولُ اللَّهِ نَاقَةَ اللَّهِ وَسُقْيَاهَا ۝

فَكَذَّبُوهُ فَعَقَرُوهَا فَذَمْدَمَ عَلَيْهِمْ رَبُّهُمْ بِذَنبِهِمْ فَسَوَّاهَا ۝

وَلَا يَخَافُ عُقْبَاهَا ۝

3. ಅತ್ಯವನ್ನು ಸಂಸ್ಕರಿಸಿಕೊಳ್ಳುವುದೆಂದರೆ ಅದನ್ನು ಕೆಡುಕುಗಳಿಂದ ಮುಕ್ತಗೊಳಿಸುವುದು. ಅದರಲ್ಲಿ ಒಳಿತುಗಳನ್ನು ಬೆಳೆಸುವುದು, ಅದನ್ನು ದಮನಿಸುವುದು ಎಂದರೆ ಮಾನವ ತನ್ನ ಮನಸ್ಸಿನ ದುಷ್ಟರಣೆಗಳನ್ನು ಬೆಳೆಸಿ ಸತ್ತರಣೆಗಳನ್ನು ದಮನಿಸಿ ಬಿಡುವುದು.
4. ಆ ದುಷ್ಟ ವ್ಯಕ್ತಿ ತನ್ನ ಜನಾಂಗದ ಇಚ್ಛೆಯಂತೆ ಮಾತ್ರವಲ್ಲ ಅವರ ಅಪೇಕ್ಷೆಯಂತೆ ಒಂಟಿಯನ್ನು ಕೊಂದಿದ್ದನು. ಸೂರಾ: ಅಲ್ ಕಮರಾನ್ 29ನೆಯ ಸೂಕ್ತದಲ್ಲೂ ಇದನ್ನು ವಿವರಿಸಲಾಗಿದೆ. ಆದ್ದರಿಂದ ಸಮಸ್ತ ಜನಾಂಗದ ಮೇಲೆ ಯಾತನೆಯನ್ನೆರಗಿಸಲಾಯಿತು.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ರಾತ್ರೆಯಾಣೆ- ಅದು ಆವರಿಸಿದಾಗ-
2. ಹಗಲಿನಾಣೆ- ಅದು ಬೆಳಗಿದಾಗ-
3. ಮತ್ತು ಗಂಡು ಹೆಣ್ಣುಗಳನ್ನು ಸೃಷ್ಟಿಸಿದವನಾಣೆ-
4. ವಾಸ್ತವದಲ್ಲಿ ನಿಮ್ಮ ಪರಿಶ್ರಮಗಳು ವಿಭಿನ್ನ ತರದ್ದಾಗಿವೆ.¹
5. ಆದುದರಿಂದ ಯಾರು (ದೇವಮಾರ್ಗದಲ್ಲಿ) ಸಂಪತ್ತು ಕೊಟ್ಟನೋ (ದೇವಾಚ್ಛೇದ್ಯಂಘನೆಯಿಂದ) ದೂರವುಳಿದನೋ-
6. ಮತ್ತು ಒಳಿತನ್ನು ಸತ್ಯವೆಂದು ಅಂಗೀಕರಿಸಿದವನಿಗೆ-
7. ಅವನಿಗೆ ನಾವು ಸರಳ ಪಥವನ್ನು ಸುಗಮಗೊಳಿಸುವೆವು.²
8. ಮತ್ತು ಚಿಪ್ಪುಣತೆ ತೋರಿದನೋ (ತನ್ನ ಪ್ರಭುವಿನ ಬಗ್ಗೆ) ನಿರ್ಲಕ್ಷ್ಯ ತೋರಿದನೋ-
9. ಮತ್ತು ಒಳಿತನ್ನು ತಿರಸ್ಕರಿಸಿದನೋ-
10. ಅವನಿಗೆ ನಾವು ಕಠಿಣ ದಾರಿಯನ್ನು ಸುಗಮಗೊಳಿಸುವೆವು.³

وَاللَّيْلِ إِذَا يَغْشَى ۝

وَالنَّهَارِ إِذَا تَجَلَّى ۝

وَمَا خَلَقَ الذَّكَرَ وَالْأُنثَى ۝

إِنَّ سَعْيَكُمْ لَشَتَّى ۝

فَأَمَّا مَنْ أَعْطَى وَاتَّقَى ۝

وَصَدَّقَ بِالْحُسْنَى ۝

فَسَنِّيَسِّرُهُ لِّلْيُسْرَى ۝

وَأَمَّا مَنْ بَخِلَ وَاسْتَغْنَى ۝

وَكَذَّبَ بِالْحُسْنَى ۝

فَسَنِّيَسِّرُهُ لِّلْعُسْرَى ۝

1. ಅರ್ಥಾತ್- ದಿನ ರಾತ್ರಿಗಳು ಮತ್ತು ಹೆಣ್ಣು ಗಂಡುಗಳು ಯಾವ ರೀತಿ ಭಿನ್ನವಾಗಿವೆಯೋ, ಅದರ ಲಕ್ಷಣ ಮತ್ತು ಪರಿಣಾಮಗಳು ಹೇಗೆ ಪರಸ್ಪರ ತದ್ವಿರುದ್ಧವಾಗಿವೆಯೋ ಹಾಗೆಯೇ ನೀವು ಯಾವ ಮಾರ್ಗ ಮತ್ತು ಉದ್ದೇಶಗಳಿಗಾಗಿ ನಿಮ್ಮ ಪ್ರಯತ್ನಗಳನ್ನು ವ್ಯಯಿಸುತ್ತಿದ್ದೀರೋ ಅವು ತನ್ನ ಸ್ವರೂಪ ಮತ್ತು ಪರಿಣಾಮಗಳ ದೃಷ್ಟಿಯಿಂದ ತದ್ವಿರುದ್ಧವಾಗಿವೆ.
2. ಅರ್ಥಾತ್- ಮಾನವನ ಪ್ರಕೃತಿ ಸಹಜವಾದ ಮಾರ್ಗದಲ್ಲಿ ನಡೆಯುವುದನ್ನು ಅವನ ಪಾಲಿಗೆ ಸುಲಭಗೊಳಿಸುವೆವು.
3. ಅರ್ಥಾತ್- ಪ್ರಕೃತಿಗೆ ವಿರುದ್ಧವಾಗಿ ನಡೆಯುವುದನ್ನು ಅವನ ಪಾಲಿಗೆ ಸುಲಭಗೊಳಿಸುವೆವು.

11. ಅವನು ವಿನಾಶ ಹೊಂದುವಾಗ ಅವನ ಸಂಪತ್ತು ಅವನ ಯಾವ ಪ್ರಯೋಜನಕ್ಕೆ ಬಂದೀತು?
12. ಖಂಡಿತವಾಗಿಯೂ ದಾರಿತೋರಿಸುವ ಹೊಣೆ ನಮ್ಮ ಮೇಲಿದೆ-
13. ಮತ್ತು ವಾಸ್ತವದಲ್ಲಿ ಪರಲೋಕ ಮತ್ತು ಇಹಲೋಕ ಇವೆರಡಕ್ಕೂ ನಾವೇ ಒಡೆಯರು.
14. ನಾನಂತು ಧಗಧಗಿಸುವ ಅಗ್ನಿಯ ಕುರಿತು ನಿಮಗೆ ಎಚ್ಚರಿಕೆ ಕೊಟ್ಟು ಬಿಟ್ಟಿರುವೆನು.
15. ಯಾರೂ ಅದರಲ್ಲಿ ಉರಿಯಲಾರರು-
16. ಸುಳ್ಳಾಗಿಸಿದ ಹಾಗೂ ವಿಮುಖನಾದ ಹತಭಾಗ್ಯನ ಹೊರತು.
17. ಅತ್ಯಂತ ಧರ್ಮನಿಷ್ಠನು ಅದರಿಂದ ದೂರವಿರಿಸಲ್ಪಡುವನು-
18. ಪುನೀತನಾಗಲಿಕ್ಕಾಗಿ ತನ್ನ ಸಂಪತ್ತನ್ನು ದಾನ ಮಾಡುವವನು.
19. ಅವನು ಪ್ರತಿಫಲ ಕೊಡಬೇಕಾದಂತಹ ಯಾರ, ಯಾವ ಉಪಕಾರ ಭಾರವೂ ಅವನ ಮೇಲಿಲ್ಲ-
20. ಅವನಂತು ಕೇವಲ ತನ್ನ ಸರ್ವೋನ್ನತ ಪ್ರಭುವಿನ ಪ್ರಸನ್ನತೆಗಾಗಿ ಈ ಕಾರ್ಯವನ್ನು ಮಾಡುತ್ತಾನೆ.
21. ಮತ್ತು ಅವನು ಖಂಡಿತವಾಗಿಯೂ (ಇವನಿಂದ) ಪ್ರಸನ್ನ ನಾಗುವನು.

وَمَا يُعْنِي عَنْهُ مَالُهُ إِذَا تَرَدَّى ۝

إِنَّ عَلَيْنَا لَلْهُدَىٰ ۝

وَإِنَّ لَنَا لَلْآخِرَةَ وَالْأُولَىٰ ۝

فَأَنْذَرْتُكُمْ نَارًا تَلَظَّى ۝

لَا يَصْلَاهَا إِلَّا الْأَشْقَى ۝

الَّذِي كَذَّبَ وَتَوَلَّى ۝


وَسَيُجَنَّبُهَا الْأَتْقَى ۝

الَّذِي يُؤْتِي مَالَهُ يَتَزَكَّى ۝

وَمَا لِإِحْدٍ عِنْدَهُ مِنْ نِعْمَةٍ تُجْزَىٰ ۝


إِلَّا ابْتِغَاءَ وَجْهِ رَبِّهِ الْأَعْلَىٰ ۝

وَلَسَوْفَ يَرْضَىٰ ۝



93. ಅದ್ಹಾ

(ಅವತೀರ್ಣ - ಮಕ್ಕಾದಲ್ಲಿ)



ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಪ್ರಕಾಶಮಯ ಹಗಲಿನಾಣೆ-
2. ಮತ್ತು ರಾತ್ರಿಯಾಣೆ - ಅದು ಪ್ರಶಾಂತವಾಗಿ ಆವರಿಸುವಾಗ-
3. (ಸಂದೇಶವಾಹಕರೇ) ನಿಮ್ಮ ಪ್ರಭು ನಿಮ್ಮನ್ನು ಖಂಡಿತ ಕೈ ಬಿಡಲಿಲ್ಲ ಮತ್ತು ಅವನು ಕೋಪಿಸಲೂ ಇಲ್ಲ.
4. ಮತ್ತು ಖಂಡಿತವಾಗಿಯೂ ಅನಂತರದ ಕಾಲಘಟ್ಟವು ನಿಮ್ಮ ಪಾಲಿಗೆ ಮುಂಚಿನ ಕಾಲಘಟ್ಟಕ್ಕಿಂತ ಉತ್ತಮವಾಗಿರುವುದು.
5. ಸದ್ಯದಲ್ಲೇ ನಿಮ್ಮ ಪ್ರಭು, ನೀವು ಸಂತುಷ್ಟರಾಗುವಷ್ಟನ್ನು ನಿಮಗೆ ಕೊಡುವನು.
6. ಅವನು ನಿಮ್ಮನ್ನು ಅನಾಥನಾಗಿ ಕಂಡು ಆಶ್ರಯವನ್ನು ಒದಗಿಸಲಿಲ್ಲವೇ?
7. ಮತ್ತು ನಿಮ್ಮನ್ನು ಸನ್ಮಾರ್ಗ ವರಿಯದವರಾಗಿ ಕಂಡು ಮಾರ್ಗದರ್ಶನ ಮಾಡಲಿಲ್ಲವೇ?
8. ನಿಮ್ಮನ್ನು ನಿರ್ಗತಿಕನಾಗಿ ಕಂಡು ಸ್ಥಿತಿವಂತನಾಗಿ ಮಾಡಲಿಲ್ಲವೇ?
9. ಆದುದರಿಂದ ಅನಾಥನ ಮೇಲೆ ಕಾರಿಣ್ಯ ತೋರಬೇಡಿರಿ.
10. ಮತ್ತು ಯಾಚಕನನ್ನು ಜರೆಯಬೇಡಿರಿ.
11. ಮತ್ತು ನಿಮ್ಮ ಪ್ರಭುವಿನ ಅನುಗ್ರಹವನ್ನು ಪ್ರಕಟಪಡಿಸಿರಿ.

بِسْمِ اللَّهِ الرَّحْمَنِ الرَّحِيمِ

وَالصُّحَىٰ

وَاللَّيْلِ إِذَا سَجَىٰ

مَا وَدَّعَكَ رَبُّكَ وَمَا قَلَىٰ

وَلَلْآخِرَةُ خَيْرٌ لَّكَ مِنَ الْأُولَىٰ

وَلَسَوْفَ يُعْطِيكَ رَبُّكَ فَتَرْضَىٰ

أَلَمْ يَجِدْكَ يَتِيمًا فَآوَىٰ


وَوَجَدَكَ ضَالًّا فَهَدَىٰ

وَوَجَدَكَ عَائِلًا فَأَغْنَىٰ

فَأَمَّا الْيَتِيمَ فَلَا تَقْهَرْ

وَأَمَّا السَّائِلَ فَلَا تَنْهَرْ

وَأَمَّا بِنِعْمَةِ رَبِّكَ فَحَدِّثْ



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. (ಸಂದೇಶವಾಹಕರೇ) ನಾವು ನಿಮ್ಮ ಹೃದಯವನ್ನು ನಿಮಗಾಗಿ ತೆರೆಯಲಿಲ್ಲವೇ?¹

أَلَمْ نَشْرَحْ لَكَ صَدْرَكَ ۙ

2-3. ನಿಮ್ಮ ಬೆನ್ನು ಮುರಿಯುತ್ತಿದ್ದ ಹೊರೆಯನ್ನು ನಿಮ್ಮ ಮೇಲಿಂದ ಇಳಿಸಿ ಬಿಡಲಿಲ್ಲವೇ?²

وَوَضَعْنَا عَنْكَ وِزْرَكَ ۙ

الَّذِي أَنْقَضَ ظَهْرَكَ ۙ

4. ಮತ್ತು ನಿಮಗಾಗಿ ನಿಮ್ಮ ಖ್ಯಾತಿಯ ಪ್ರಸ್ತಾಪವನ್ನು ಎತ್ತರ ಕೈರಿಸಲಿಲ್ಲವೇ?

وَرَفَعْنَا لَكَ ذِكْرَكَ ۙ

5. ವಾಸ್ತವದಲ್ಲಿ ಸಂಕೀರ್ಣತೆಯೊಂದಿಗೆ ವೈಶಾಲ್ಯವೂ ಇದೆ-

فَإِنَّ مَعَ الْعُسْرِ يُسْرًا ۙ

6. ಖಂಡಿತವಾಗಿಯೂ ಸಂಕೀರ್ಣತೆಯೊಂದಿಗೆ ವೈಶಾಲ್ಯವೂ ಇದೆ.³

إِنَّ مَعَ الْعُسْرِ يُسْرًا ۙ

- ಹೃದಯ ತೆರೆಯುವುದು ಎಂಬ ಪದ ಪವಿತ್ರ ಕುರ್ಆನಿನಲ್ಲಿ ಯಾವ ಸಂದರ್ಭಗಳಲ್ಲೆಲ್ಲಾ ಬಂದಿದೆಯೋ ಅದನ್ನು ಗಮನದಲ್ಲಿರಿಸಿದರೆ ಇದಕ್ಕೆ ಎರಡು ಅರ್ಥಗಳಿವೆ ಎಂದು ತಿಳಿದು ಬರುತ್ತದೆ. 1) ಒಬ್ಬ ವ್ಯಕ್ತಿ ಎಲ್ಲಾ ಬಗೆಯ ಮಾನಸಿಕ ಗೊಂದಲ ಮತ್ತು ತುಮುಲಗಳಿಂದ ಮುಕ್ತವಾಗಿ ಇಸ್ಲಾಮಿನ ಮಾರ್ಗವೇ ಸತ್ಯ ಎಂಬ ಬಗ್ಗೆ ಪೂರ್ಣ ಸಂತೃಪ್ತನಾಗುವುದು. 2) ಒಬ್ಬ ವ್ಯಕ್ತಿಯ ಧೈರ್ಯ ವರ್ಧಿಸುವುದು. ಯಾವುದೇ ಮಹತ್ತರ ಅಭಿಯಾನ ನಡೆಸಲಿಕ್ಕೂ ಅತ್ಯಂತ ಕಠಿಣತಮವಾದ ಕೆಲಸವನ್ನು ಮಾಡಲಿಕ್ಕೂ ಹಿಂಜರಿಯದಿರುವುದು. ಪ್ರವಾದಿತ್ವದ ಉನ್ನತ ಕರ್ತವ್ಯಗಳನ್ನು ವಹಿಸಿಕೊಳ್ಳುವ ಸ್ವೈರ್ಯ ಅವರಲ್ಲಿ ಬೆಳೆಯುವುದು.
- ಅರ್ಥಾತ್- ತಮ್ಮ ಸಮುದಾಯದ ಅಜ್ಞಾನ ಮತ್ತು ದುರಾಚಾರಗಳನ್ನು ಕಂಡು ಅವರ ಸಂವೇದನಾ ತೀಲ ಸ್ವಭಾವದ ಮೇಲೆ ಬೀಳುತ್ತಿದ್ದ ದುಃಖ, ಚಿಂತೆ ಮತ್ತು ಕಳವಳದ ಹೊರೆ- ಅವರು ಈ ಬಗ್ಗೆ ಕೊರಗುತ್ತಿದ್ದರು. ಕೆಡುಕನ್ನು ದೂರೀಕರಿಸುವ ಯಾವುದೇ ವಿಧಾನ ಅವರಿಗೆ ಕಂಡು ಬರುತ್ತಿರಲಿಲ್ಲ. ಈ ಚಿಂತೆ ಅವರ ಬೆನ್ನ ಮೇಲಿನ ದೊಡ್ಡ ಹೊರೆಯಾಗಿ ಪರಿಣಮಿಸಿತು. ಅಲ್ಲಾಹನು ಸನ್ಮಾರ್ಗದ ವಿಧಾನ ತೋರುವ ಮೂಲಕ ಅವರ ಮೇಲಿನಿಂದ ಈ ದುಃಸ್ವಹವಾದ ಹೊರೆಯನ್ನು ಇಳಿಸಿದನು. ಅವರ ಮನಸ್ಸಿನ ಭಾರವನ್ನು ಹಗುರಗೊಳಿಸಿದನು. ಅರಬ್ ಜಗತ್ತಿನಲ್ಲಿ ಮಾತ್ರವಲ್ಲ ಅದರ ಹೊರಗೂ ಲೋಕದಾದ್ಯಂತ ಜನರು ತಲ್ಲಿನನಾಗಿರುವ ಕೆಡುಕುಗಳಿಂದ ಅವರನ್ನು ವಿಮೋಚಿಸಲು ಇಸ್ಲಾಮಿನಿಂದ ಸಾಧ್ಯವಿದೆ ಎಂದು ಅನಂತರ ಅವರಲ್ಲಿ ಪರಿಪೂರ್ಣ ಸಮಾಧಾನ ಮೂಡಿತು.
- ಇದನ್ನು ಎರಡು ಬಾರಿ ಪುನರಾವರ್ತಿಸಲಾಗಿದೆ. ಯಾವ ಕಠಿಣ ಪರಿಸ್ಥಿತಿಗಳ ಮೂಲಕ ತಾವು ಸಾಗುತ್ತಿದ್ದೀರೋ ಅದು ಹೆಚ್ಚು ಕಾಲ ಉಳಿಯಲಾರದು. ಅದರ ನಂತರ ಸದ್ಯದಲ್ಲೇ ಒಳ್ಳೆಯ ಪರಿಸ್ಥಿತಿ ಮದರಾಗಲಿದೆ ಎಂದು ಪ್ರವಾದಿವರ್ಯರಿಗೆ(ಸ) ಸಾಂತ್ವನ ನೀಡುವುದು ಇದರ ಉದ್ದೇಶವಾಗಿದೆ.

7. ಆದುದರಿಂದ ನೀವು ಬಿಡುವು ಸಿಕ್ಕಿದಾಗ ದಾಸ್ಯ-ಆರಾಧನೆಯ ಪರಿಶ್ರಮದಲ್ಲಿ ತೊಡಗಿ ಬಿಡಿರಿ.


وَإِذَا فَرَغْتَ فَانصَبْ ۖ

8. ಮತ್ತು ನಿಮ್ಮ ಪ್ರಭುವಿನ ಕಡೆಗೇ ವಾಲಿಕೊಂಡಿರಿ.⁴

وَالِي سَرِّكَ فَانصَبْ ۖ

۱۴

4. ಅರ್ಥಾತ್- ಯಾವುದೇ ಚಟುವಟಿಕೆಗಳಿಲ್ಲದಾಗ ತಮ್ಮ ಬಿಡುವಿನ ವೇಳೆಯನ್ನು ಪ್ರಭುವಿನ ಆರಾಧನೆ, ಉಪಾಸನೆ ಮತ್ತು ಶ್ರಮದಲ್ಲಿ ಕಳೆಯಿರಿ. ಎಲ್ಲೆಡೆಯಿಂದ ಗಮನವನ್ನು ಸರಿಸಿ ತಮ್ಮ ಪ್ರಭುವಿನಡೆಗೆ ಏಕಾಗ್ರಚಿತ್ತದಿಂದ ತಿರುಗಿರಿ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಅಂಜೂರ ಮತ್ತು ಇಪ್ಪೆಯಾಣೆ¹
2. ಸೀನಾಯ್ ಪರ್ವತದಾಣೆ-
3. ಮತ್ತು ಈ ಶಾಂತಿಪೂರ್ಣ ನಗರ(ಮಕ್ಕಾ) ದಾಣೆ-
4. ನಾವು ಮಾನವನನ್ನು ಅತ್ಯುತ್ತಮ ಪ್ರಕೃತಿಯಲ್ಲಿ ಸೃಷ್ಟಿಸಿರುತ್ತೇವೆ.
5. ತರುವಾಯ ನಾವು ಅವನನ್ನು ಪಲ್ಲಟಗೊಳಿಸಿ, ನೀಚರಲ್ಲಿ ಅತ್ಯಂತ ನೀಚನಾಗಿ ಮಾಡಿದೆವು-
6. ಆದರೆ, ವಿಶ್ವಾಸವಿರಿಸಿಕೊಂಡ ಮತ್ತು ಸತ್ಕರ್ಮವೆಸಗುತ್ತಿದ್ದವರ ಹೊರತು- ಅವರಿಗೆ ಎಂದೂ ಮುಗಿಯದಂತಹ ಸತ್ಪಲವಿದೆ.
7. (ಸಂದೇಶವಾಹಕರೇ) ಇದರ ನಂತರ ಇನ್ನಾರು ತಾನೇ ಪುರಸ್ಕಾರ ಮತ್ತು ಶಿಕ್ಷೆಯ ವಿಷಯದಲ್ಲಿ ನಿಮ್ಮನ್ನು ಸುಳ್ಳಾಗಿಸಬಲ್ಲರು?
8. ಅಲ್ಲಾಹನು ಎಲ್ಲ ಅಧಿಪತಿಗಳಿಗಿಂತ ಮಹಾ ಅಧಿಪತಿಯಲ್ಲವೇ?²

بِسْمِ اللّٰهِ الرَّحْمٰنِ الرَّحِیْمِ

وَالتَّیْنِ وَ الزَّیْتُونِ ۝

وَ طُوْرٍ سَیْنِیْنِ ۝

وَ هٰذَا الْبَلَدِ الْاَمِیْنِ ۝

لَقَدْ خَلَقْنَا الْاِنْسَانَ فِیْ اَحْسَنِ

تَقْوِیْمٍ ۝

ثُمَّ رَدَدْنٰهُ اَسْفَلَ سَافِلِیْنِ ۝


اِلَّا الَّذِیْنَ اٰمَنُوْا وَعَمِلُوا الصّٰلِحٰتِ

فَلَهُمْ اَجْرٌ غَیْرُ مَمْنُوْنٍ ۝

فَمَا یُكْذِبُكَ بَعْدُ بِالذِّیْنِ ۝

اَلِیْسَ اللّٰهُ بِاَحْكَمِ الْحٰكِمِیْنِ ۝

1. ಅರ್ಥಾತ್- ಹೆಚ್ಚಿನ ಸಂಖ್ಯೆಯ ಪ್ರವಾದಿಗಳ ಜನ್ಮಸ್ಥಳವಾಗಿರುವ ಮತ್ತು ಈ ಫಲಗಳು ಹೆಚ್ಚಾಗಿ ಬೆಳೆಯುವ (ಸಿರಿಯಾ ಮತ್ತು ಫೆಲೆಸೀನ್) ಪ್ರದೇಶಗಳು.
2. ಅರ್ಥಾತ್- ಲೋಕದ ಸಣ್ಣ ಸಣ್ಣ ಆಡಳಿತಗಾರರಿಂದಲೂ ನೀವು ಬಯಸುವುದು ಮತ್ತು ನಿರೀಕ್ಷಿಸುವುದು- ಅವರು ನ್ಯಾಯಪಾಲಿಸಬೇಕು, ಅಪರಾಧಿಗಳನ್ನು ದಂಡಿಸಬೇಕು ಮತ್ತು ಸತ್ಕಾರ್ಯಗಳನ್ನು ಮಾಡುವವರಿಗೆ ಪ್ರತಿಫಲ ಮತ್ತು ಅನುಗ್ರಹಗಳನ್ನು ನೀಡಬೇಕು ಎಂದಾಗಿದೆ. ಹಾಗಿರುವಾಗ ಅಲ್ಲಾಹನಿಂದ ನೀವು ಮತ್ತೇನನ್ನು ಬಯಸುತ್ತೀರಿ? ಎಲ್ಲ ಅಧಿಪತಿಗಳಿಗಿಂತಲೂ ಮಿಗಿಲಾದ ಅಧಿಪತಿಯಾದ ಅವನು ನ್ಯಾಯಪಾಲಿಸಲಾರ ಎಂದು ನೀವು ಭಾವಿಸಿದ್ದೀರಾ? ಒಳಿತು-ಕೆಡುಕುಗಳನ್ನು ಸರಿಸಮಗೊಳಿಸುವನೆಂದು ನಿರೀಕ್ಷಿಸುತ್ತೀರಾ? ದುಷ್ಟತ್ಯಗಳನ್ನೆಸಗುವವರು ಮತ್ತು ಸತ್ಕಾರ್ಯಗಳನ್ನು ಮಾಡುವವರಿಬ್ಬರೂ ಮೃತಪಟ್ಟು ಮಣ್ಣಾಗಿ ಬಿಡುವರು. ಅನಂತರ ದುಷ್ಟತ್ಯಗಳಿಗೆ ಶಿಕ್ಷೆಯಾಗಲಿ, ಸತ್ಕರ್ಮಗಳಿಗೆ ಪ್ರತಿಫಲವಾಗಲಿ ದೊರೆಯಲಾರದೆಂದು ನೀವು ಕಲ್ಪಿಸಿಕೊಂಡಿದ್ದೀರಾ?



(ಅವತೀರ್ಣ - ಮಕ್ಕಾದಲ್ಲಿ)



ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. (ಸಂದೇಶವಾಹಕರೇ) ಓದಿರಿ, ನಿಮ್ಮನ್ನು ಸೃಷ್ಟಿಸಿದ ನಿಮ್ಮ ಪ್ರಭುವಿನ ನಾಮದೊಂದಿಗೆ.
2. ಅವನು, ಹೆಪ್ಪುಗಟ್ಟಿದ ರಕ್ತದ ಒಂದು ಪಿಂಡದಿಂದ ಮಾನವನನ್ನು ಸೃಷ್ಟಿಸಿದನು.
3. ಓದಿರಿ, ಮತ್ತು ನಿಮ್ಮ ಪ್ರಭು ಮಹಾ ಉದಾರಿ-
4. ಅವನು ಲೇಖನಿಯ ಮೂಲಕ ವಿದ್ಯೆ ಕಲಿಸಿದನು-
5. ಮಾನವನು ತಿಳಿದಿರದಂತಹ ಜ್ಞಾನವನ್ನು ಅವನಿಗೆ ದಯೆ ಪಾಲಿಸಿದನು.¹
6. ಸರ್ವಥಾ ಅಲ್ಲ!² ಮಾನವನು ವಿದ್ರೋಹವೆಸಗುತ್ತಾನೆ-
7. ತನ್ನನ್ನು ಸರ್ವಸ್ವತಂತ್ರನೆಂದು ಕಂಡು.
8. (ವಸ್ತುತಃ ಅವನಿಗೆ) ನಿನ್ನ ಪ್ರಭುವಿನ ಕಡೆಗೇ ಖಂಡಿತ ಮರಳಬೇಕಾಗಿದೆ.
- 9-10. ಒಬ್ಬ ದಾಸನು ನಮಾಝ್ ಮಾಡುತ್ತಿರುವಾಗ ಅವನನ್ನು ತಡೆಯುವ ವ್ಯಕ್ತಿಯನ್ನು ನೀವು ಕಂಡಿರಾ?

بِسْمِ اللّٰهِ الرَّحْمٰنِ الرَّحِیْمِ ۝

اقْرَأْ بِاسْمِ رَبِّكَ الَّذِیْ خَلَقَ ۝

خَلَقَ الْاِنْسَانَ مِنْ عَلَقٍ ۝

اقْرَأْ وَرَبُّكَ الْاَكْرَمُ ۝

الَّذِیْ عَلَّمَ بِالْقَلَمِ ۝

عَلَّمَ الْاِنْسَانَ مَا لَمْ یَعْلَمُ ۝

كَلَّا اِنَّ الْاِنْسَانَ لَیْطَغِی ۝

اَنْ سَرَّاهُ اسْتَغْنٰی ۝

اِنَّ اِلٰی رَبِّكَ الرَّجْعٰی ۝

اَسْرَعِیْتَ الَّذِیْ یَنْهٰی ۝

عَبْدًا اِذَا صَلَّى ۝

1. ಇದು ಪ್ರವಾದಿವರ್ಯರ(ಸ) ಮೇಲೆ ಅವತೀರ್ಣಗೊಂಡ ಪವಿತ್ರ ಕುರ್ಆನಿನ ಪ್ರಪ್ರಥಮ ವಾಣಿಯಾಗಿದೆ.
2. ಅವರು ಪ್ರವಾದಿತ್ವದ ಪದವಿಗೆ ನಿಯೋಗಿಸಲ್ಪಟ್ಟ ನಂತರ ಹರಮ್‌ನಲ್ಲಿ ನಮಾಝ್ ಮಾಡಲಿಚ್ಛಿಸಿದಾಗ ಅಬೂಜಹಲ್ ಅವರನ್ನು ತಡೆಯ ಬಯಸಿದ ಸಂದರ್ಭದಲ್ಲಿ ಈ ಸೂಕ್ತಗಳು ಅವತೀರ್ಣಗೊಂಡವು.

11. ನಿಮ್ಮ ಅಭಿಪ್ರಾಯವೇನು? (ಆ ದಾಸನು) ಸನ್ಮಾರ್ಗದಲ್ಲಿದ್ದರೆ-
12. ಅಥವಾ ಧರ್ಮನಿಷ್ಠೆಯ ಉಪದೇಶ ನೀಡುತ್ತಿದ್ದರೆ?
13. (ತಡೆಯುವವನಾದ ಈ ವ್ಯಕ್ತಿಯು ಸತ್ಯವನ್ನು) ತಿರಸ್ಕರಿಸುವವನೂ ವಿಮುಖನಾಗುವವನೂ ಆಗಿದ್ದರೆ, ನಿಮ್ಮ ಅಭಿಪ್ರಾಯವೇನು?
14. ಅಲ್ಲಾಹನು ನೋಡುತ್ತಿದ್ದಾನೆಂಬುದನ್ನು ಅವನು ತಿಳಿದಿಲ್ಲವೇ?
15. ಖಂಡಿತ ಅಲ್ಲ! ಅವನು (ತನ್ನ ನಿಲುವನ್ನು) ತೊರೆಯದಿದ್ದರೆ ನಾವು ಅವನ ಜುಟ್ಟನ್ನು ಹಿಡಿದು ಎಳೆಯುವೆವು.
16. ಸುಳ್ಳುಗಾರ ಹಾಗೂ ಮಹಾ ಅಪರಾಧಿ ಜುಟ್ಟನ್ನು.
17. ಅವನು ತನ್ನ ಬೆಂಬಲಿಗರ ಹಿಂಡನ್ನು ಕರೆದುಕೊಳ್ಳಲಿ-
18. ನಾವೂ ಯಾತನೆ ನೀಡುವ ದೇವಚರರನ್ನು ಕರೆಸಿಕೊಳ್ಳುವೆವು-
19. ಖಂಡಿತ ಅಲ್ಲ! ಅವನ ಮಾತನ್ನು ಅನುಸರಿಸಬೇಡಿರಿ, ಸಾಷ್ಟಾಂಗ ವರಗಿರಿ ಮತ್ತು (ನಿಮ್ಮ ಪ್ರಭುವಿನ) ಸಾಮೀಪ್ಯ ಪಡೆಯಿರಿ.

أَرَأَيْتَ إِنْ كَانَ عَلَى الْهُدَىٰ ۙ

أَوْ أَمَرَ بِالْعَدْوَىٰ ۙ

أَرَأَيْتَ إِنْ كَذَّبَ وَتَوَلَّىٰ ۙ

أَلَمْ يَعْلَم بِأَنَّ اللَّهَ يَرَىٰ ۙ

كَلَّا لَئِنْ لَمْ يَنْتَهِ لَنَسْفَعًا
بِالنَّاصِيَةِ ۙ


نَاصِيَةٍ كَاذِبَةٍ خَاطِئَةٍ ۙ

فَلْيَدْعُ نَادِيَهُ ۙ

سَنَدْعُ الزَّبَانِيَةَ ۙ

كَلَّا لَا تَطْعَهُ وَاسْجُدْ وَاقْتَرِبْ ۙ

التَّجْوِيدُ
14



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನ್ವಿತನೂ ಆದ ಅಲ್ಲಾಹನ ನಾಮದಿಂದ

1. ನಾವು ಇದನ್ನು (ಕುರ್ಆನನ್ನು) ಪ್ರತಿಷ್ಠಿತ ರಾತ್ರಿಯಲ್ಲಿ ಅವತೀರ್ಣ ಗೊಳಿಸಿರುವೆವು.
2. ಪ್ರತಿಷ್ಠಿತ ರಾತ್ರಿ ಏನೆಂದು ನಿಮಗೇನು ಗೊತ್ತು?
3. ಪ್ರತಿಷ್ಠಿತ ರಾತ್ರಿಯು ಸಾವಿರ ಮಾಸಗಳಿಗಿಂತಲೂ ಹೆಚ್ಚು ಶ್ರೇಷ್ಠವಾಗಿದೆ.
4. ದೇವಚರರು ಮತ್ತು 'ರೂಹ್' ಆ ರಾತ್ರಿ ತಮ್ಮ ಪ್ರಭುವಿನ ಅನುಜ್ಞೆಯಿಂದ ಪ್ರತಿಯೊಂದು ಆದೇಶದೊಂದಿಗೆ ಇಳಿಯುತ್ತಾರೆ.
5. ಆ ರಾತ್ರಿಯು ಅರುಣೋದಯದ ವರೆಗೂ ಸಾದ್ಯಂತ ಮಂಗಳಮಯವಾಗಿದೆ.



بِسْمِ اللَّهِ الرَّحْمَنِ الرَّحِيمِ

إِنَّا أَنْزَلْنَاهُ فِي لَيْلَةِ الْقَدْرِ

وَمَا أَدْرَاكَ مَا لَيْلَةُ الْقَدْرِ

لَيْلَةُ الْقَدْرِ خَيْرٌ مِّنْ أَلْفِ شَهْرٍ



تَنزِيلُ الْكِتَابِ وَالرُّوحُ فِيهَا
يَأْذُنُ رَئِيسِهِمْ مِنْ كُلِّ أَمْرٍ

سَلَامٌ شَهِدَتْ حَتَّىٰ مَطَلَعِ الْفَجْرِ

1058

1058

1058



(ಅವತೀರ್ಣ - ಮದೀನಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಗ್ರಂಥದವರು ಮತ್ತು ಬಹುದೇವಾರಾಧಕರ ಪೈಕಿ ಸತ್ಯನಿಷೇಧಿಗಳಾಗಿದ್ದವರು (ತಮ್ಮ ನಿಷೇಧ ನೀತಿಯಿಂದ) ಹಿಂಜರಿಯುವವರಾಗಿರಲಿಲ್ಲ- ಅವರ ಬಳಿಗೆ ಸುವ್ಯಕ್ತ ಪುರಾವೆಯು ಬಂದು ಬಿಡುವ ವರೆಗೆ-

بِسْمِ اللَّهِ الرَّحْمَنِ الرَّحِيمِ
لَمْ يَكُنِ الَّذِينَ كَفَرُوا مِنْ أَهْلِ
الْكِتَابِ وَالْمُشْرِكِينَ مُنْفَكِينَ حَتَّى
تَأْتِيَهُمُ الْبَيِّنَاتُ ۝

2-3. (ಅಂದರೆ) ಅಲ್ಲಾಹನ ವತಿಯಿಂದ, ನೇರವಾದ ಹಾಗೂ ಸರಿಯಾದ ಬರಹಗಳುಳ್ಳ¹ ಪಾವನ ಗ್ರಂಥಗಳನ್ನು ಓದಿ ಹೇಳುವ ಸಂದೇಶ ವಾಹಕನು² ಬರುವವರೆಗೆ.

رَسُولٍ مِّنَ اللَّهِ يَتْلُو صُحُفًا مُّطَهَّرَةً ۝
فِيهَا كُتِبَ قِسْمَةٌ ۝

4. ಈ ಹಿಂದೆ ಗ್ರಂಥ ನೀಡಲ್ಪಟ್ಟಿದ್ದವರಲ್ಲಿ ಒಡಕುಂಟಾದುದು ಅವರ ಬಳಿಗೆ (ಸನ್ಮಾರ್ಗದ) ಸುಸ್ಪಷ್ಟ ಆದೇಶ ಬಂದ ಬಳಿಕವಷ್ಟೇ.³

وَمَا تَفَرَّقَ الَّذِينَ أُوتُوا الْكِتَابَ إِلَّا
مِنْ بَعْدِ مَا جَاءَتْهُمْ الْبَيِّنَاتُ ۝

5. ಅವರಿಗೆ ನೀಡಲಾಗಿದ್ದ ಆದೇಶವು- ಅವರು ತಮ್ಮ ಧರ್ಮವನ್ನು ನಿಷ್ಕಳಂಕವಾಗಿ ಅಲ್ಲಾಹನಿಗೆ ಮಾತ್ರ ಮೀಸಲಾಗಿಟ್ಟು ಏಕನಿಷ್ಠೆಯಿಂದ ಅಲ್ಲಾಹನ ದಾಸ್ಯ ಮಾಡಬೇಕು, ನಮಾಝನ್ನು ಸಂಸ್ಥಾಪಿಸಬೇಕು ಮತ್ತು ಝಕಾತನ್ನು ನೀಡಬೇಕು - ಎಂಬುದರ ಹೊರತು ಬೇರೇನೂ ಆಗಿರಲಿಲ್ಲ. ಇದುವೇ ಅತ್ಯಂತ ಸರಿಯಾದ ಧರ್ಮ.

وَمَا أُمِرُوا إِلَّا لِيَعْبُدُوا اللَّهَ مُخْلِصِينَ
لَهُ الدِّينَ ۝ حُنْفَاءً وَيُقِيمُوا الصَّلَاةَ
وَيُؤْتُوا الزَّكَاةَ وَذَلِكَ دِينُ الْقَيِّمَةِ ۝

6. ಗ್ರಂಥದವರು ಹಾಗೂ ಬಹುದೇವಾರಾಧಕರ ಪೈಕಿ ಸತ್ಯನಿಷೇಧಿ

الَّذِينَ كَفَرُوا مِنْ أَهْلِ الْكِتَابِ

1. ಅರ್ಥಾತ್- ಯಾವುದೇ ರೀತಿಯ ಮಿಥ್ಯೆ, ಪಥಭ್ರಷ್ಟತೆ, ಅಂಧಕಾರ ಮತ್ತು ನೈತಿಕ ಮಾಲಿನ್ಯಗಳ ಸೇರ್ಪಡೆಯಿಲ್ಲದಂತಹ ಗ್ರಂಥಗಳು.
2. ಇಲ್ಲಿ ಸ್ವತಃ ಪ್ರವಾದಿವರ್ಯರನ್ನೇ(ಸ) ಸುವ್ಯಕ್ತವಾದ ಒಂದು ಪುರಾವೆಯನ್ನಲಾಗಿದೆ.
3. ಅರ್ಥಾತ್- ಇದಕ್ಕೆ ಮೊದಲು ಗ್ರಂಥ ಕೊಡಲ್ಪಟ್ಟವರು ಅನೇಕ ರೀತಿಯ ಪಥಭ್ರಷ್ಟತೆಯಲ್ಲಿ ಸಿಲುಕಿ ವಿವಿಧ ಪಂಗಡಗಳಾಗಿ ಒಡೆದು ಹೋಗಲು ಕಾರಣ, ಅವರ ಮಾರ್ಗದರ್ಶನಕ್ಕಾಗಿ ಅಲ್ಲಾಹನ ವತಿಯಿಂದ ಸುವ್ಯಕ್ತ ಪುರಾವೆಗಳನ್ನು ಕಳುಹಿಸಲು ಯಾವುದೇ ಲೋಪ ಸಂಭವಿಸಿರುವುದಿಲ್ಲ. ಅಲ್ಲಾಹನ ವತಿಯಿಂದ ಮಾರ್ಗದರ್ಶನಗಳು ಬಂದ ನಂತರವೇ ಅವರು ಈ ನಿಲುವನ್ನು ತಳೆದಿದ್ದರು. ಆದ್ದರಿಂದ ಅವರ ಪಥಭ್ರಷ್ಟತೆಗೆ ಅವರೇ ಹೊಣೆಗಾರರು.

ಗಳಾಗಿರುವವರು⁴ ಖಂಡಿತವಾಗಿಯೂ ನರಕಾಗ್ನಿಯಲ್ಲಿ ಬೀಳುವರು ಮತ್ತು ಸದಾಕಾಲ ಅದರಲ್ಲಿರುವರು. ಇವರು ಅತ್ಯಂತ ನಿಕೃಷ್ಟ ಸೃಷ್ಟಿಗಳು.

7. ಸತ್ಯವಿಶ್ವಾಸ ಸ್ವೀಕರಿಸಿದವರೂ ಸತ್ಕರ್ಮ ಮಾಡಿದವರೂ ಅತ್ಯುತ್ತಮ ಸೃಷ್ಟಿಗಳು.

8. ಅವರ ಪ್ರತಿಫಲ ಅವರ ಪ್ರಭುವಿನ ಬಳಿ ಶಾಶ್ವತ ನಿವಾಸದ ಸ್ವರ್ಗೋದ್ಯಾನಗಳಾಗಿವೆ. ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು. ಅವರು ಅವುಗಳಲ್ಲಿ ಸದಾಕಾಲ ವಾಸಿಸುವರು. ಅಲ್ಲಾಹ್ ಅವರಿಂದ ಸಂಪ್ರೀತನಾದನು ಮತ್ತು ಅವರು ಅಲ್ಲಾಹನಿಂದ ಸಂಪ್ರೀತರಾದರು. ತನ್ನ ಪ್ರಭುವನ್ನು ಭಯ ಪಟ್ಟವನಿಗೆ ಇದೆಲ್ಲವೂ ಇದೆ.

وَالْمُشْرِكِينَ فِي نَارِ جَهَنَّمَ خَالِدِينَ فِيهَا ۗ أُولَٰئِكَ هُمْ شَرُّ الْبَرِيَّةِ ۗ

إِنَّ الَّذِينَ آمَنُوا وَعَمِلُوا الصَّالِحَاتِ ۗ أُولَٰئِكَ هُمْ خَيْرُ الْبَرِيَّةِ ۗ

جَزَاءُ لَهُمْ عِنْدَ رَبِّهِمْ جَنَّاتُ عَدْنٍ تَجْرِي مِنْ تَحْتِهَا الْأَنْهَارُ خَالِدِينَ فِيهَا أَبَدًا ۗ رَضِيَ اللَّهُ عَنْهُمْ وَرَضُوا عَنْهُ ۗ ذَٰلِكَ لِمَنْ خَشِيَ رَبَّهُ ۗ

ع
۳

4. ಇಲ್ಲಿ ಸತ್ಯನಿಷೇಧವೆಂದರೆ ಪ್ರವಾದಿವರ್ಯರನ್ನು(ಸ) ನಿಷೇಧಿಸುವುದಾಗಿದೆ.



(ಅವತೀರ್ಣ - ಮದೀನಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಭೂಮಿಯು ತನ್ನ ಸಂಪೂರ್ಣ ಉಗ್ರತೆಯೊಂದಿಗೆ ಕುಲುಕಲ್ಪಡುವಾಗ,
2. ಭೂಮಿಯು ತನ್ನೊಳಗಿನ ಸಕಲ ಹೊರೆಯಗಳನ್ನೂ ಹೊರ ಹಾಕಿ ಬಿಡುವಾಗ-
3. ಮತ್ತು ಮನುಷ್ಯನು 'ಇದಕ್ಕೇನಾಗುತ್ತಿದೆ?' ಎನ್ನುವಾಗ,
4. ಅಂದು ಅದು ತನ್ನ (ಮೇಲೆ ಗತಿಸಿದ) ಸ್ಥಿತಿಗತಿಗಳನ್ನು ವಿವರಿಸುವುದು-
5. ಏಕೆಂದರೆ ನಿನ್ನ ಪ್ರಭು ಅದಕ್ಕೆ (ಹಾಗೆ ಮಾಡಬೇಕೆಂದು) ಅಪ್ಪಣೆ ಕೊಟ್ಟಿರುವನು.
6. ಅಂದು ಜನರು ವಿಭಿನ್ನ ಸ್ಥಿತಿಗಳಲ್ಲಿ ಮರಳುವರು. (ಇದು) ಅವರ ಕರ್ಮಗಳು ಅವರಿಗೆ ತೋರಿಸಲ್ಪಡಲಿಕ್ಕಾಗಿ,
7. ತರುವಾಯ ಅಣು ಗಾತ್ರದಷ್ಟು ಪುಣ್ಯ ಕಾರ್ಯವೆಸಗಿದವನು ಅದನ್ನು ಕಂಡೇ ತೀರುವನು.
8. ಮತ್ತು ಅಣು ಗಾತ್ರದಷ್ಟು ಪಾಪ ಕಾರ್ಯವೆಸಗಿದವನು ಅದನ್ನು ಕಂಡೇ ತೀರುವನು.



بِسْمِ اللَّهِ الرَّحْمَنِ الرَّحِيمِ

إِذَا رُزِقَتِ الْأَرْضُ رُزِقَ أَهْلُهَا ۝

وَ أَخْرَجَتِ الْأَرْضُ أَثْقَالَهَا ۝

وَقَالَ الْإِنْسَانُ مَا لَهَا ۝

يَوْمَئِذٍ تُحَدِّثُ أَخْبَارَهَا ۝

بِأَنَّ رَبَّكَ أَوْحَىٰ لَهَا ۝

يَوْمَئِذٍ يَصُدُّهُمُ النَّاسُ أَسْتَأْتُوا ۝

لِيُرَوْا أَعْمَالَهُمْ ۝

فَمَنْ يَعْمَلْ مِثْقَالَ ذَرَّةٍ خَيْرًا ۝

يَرَهُ ۝

وَمَنْ يَعْمَلْ مِثْقَالَ ذَرَّةٍ شَرًّا يَرَهُ ۝



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಬುಸುಗುಡುತ್ತ ಓಡುವವುಗಳ (ಕುದುರೆಗಳ) ಆಣೆ-

وَالْعَدِيَّتِ صَبْحًا ۝

2. ಅವು (ತಮ್ಮ ಗೊರಸುಗಳಿಂದ) ಕಿಡಿಗಳನ್ನು ಹಾರಿಸುತ್ತವೆ-

فَالْمُورِيَّتِ قَدْحًا ۝

3. ಅನಂತರ ಪ್ರಾತಃಕಾಲದಲ್ಲಿ ಆಕ್ರಮಣ ನಡೆಸುತ್ತವೆ-

فَالْمُغِيرَتِ صُبْحًا ۝

4. ಆಗ ಅವು ಧೂಳೆಬ್ಬಿಸುತ್ತವೆ-

فَأَثَرُنَ بِهِ نَقْعًا ۝

5. ತರುವಾಯ ಇದೇ ಸ್ಥಿತಿಯಲ್ಲಿ ಯಾವುದಾದರೂ ಜನ ಸಮೂಹ ದೊಳಕ್ಕೆ ನುಗ್ಗಿ ಬಿಡುತ್ತವೆ-

فَوَسَطْنَ بِهِ جَمْعًا ۝

6. ವಾಸ್ತವದಲ್ಲಿ ಮಾನವನು ತನ್ನ ಪ್ರಭುವಿಗೆ ಬಹಳ ಕೃತಘ್ನನಾಗಿದ್ದಾನೆ.¹

إِنَّ الْإِنْسَانَ لِرَبِّهِ لَكَنُودٌ ۝

7. ಮತ್ತು ಇದಕ್ಕೆ ಸ್ವತಃ ಅವನೇ ಸಾಕ್ಷಿಯಾಗಿದ್ದಾನೆ.²

وَإِنَّهُ عَلَىٰ ذَٰلِكَ لَشَهِيدٌ ۝

8. ಅವನು ಧನ ಕನಕಗಳ ಅತಿಯಾದ ಮೋಹದಲ್ಲಿ ಸಿಲುಕಿ ಕೊಂಡಿದ್ದಾನೆ.

وَإِنَّهُ لِحُبِّ الْخَيْرِ لَشَدِيدٌ ۝

1. ಅರ್ಥಾತ್- ಅಲ್ಲಾಹನು ಅವರಿಗೆ ದಯಪಾಲಿಸಿರುವ ಶಕ್ತಿ-ಸಾಮರ್ಥ್ಯಗಳನ್ನು ಶೋಷಣೆ ಮತ್ತು ದಬ್ಬಾಳಿಕೆಗಾಗಿ ಉಪಯೋಗಿಸುತ್ತಾನೆ.
2. ಅರ್ಥಾತ್- ಅವನ ಆತ್ಮಸಾಕ್ಷಿಯೇ ಇದಕ್ಕೆ ಸಾಕ್ಷಿ, ಅವನ ಕರ್ಮಗಳು ಇದಕ್ಕೆ ಸಾಕ್ಷಿ. ಅಲ್ಲದೆ ಸತ್ಯನಿಷೇಧಿಗಳಾದ ಅನೇಕ ವ್ಯಕ್ತಿಗಳು ನಾಲಗೆಯಿಂದಲೂ ತಮ್ಮ ಕೃತಘ್ನತೆಯನ್ನು ವ್ಯಕ್ತಪಡಿಸುತ್ತಾರೆ.


9-10. ಸಮಾಧಿಗಳೊಳಗೆ (ದಫನವಾಗಿ) ಇರುವ ಸಕಲವನ್ನೂ ಹೊರ ತೆಗೆಯಲಾಗುವ ಮತ್ತು ಹೃದಯಗಳೊಳಗೆ (ಅಡಗಿ) ಇರುವ ಎಲ್ಲವನ್ನೂ ಹೊರತೆಗೆದು ವಿಚಾರಣೆಗೊಳ ಪಡಿಸಲಾಗುವ ಆ ಸಂದರ್ಭವನ್ನು ಅವನು ಅರಿತಿಲ್ಲವೇ?³

أَفَلَا يَعْلَمُ إِذَا بُعْثِرَ مَا فِي الْقُبُورِ ۖ
وَحُصِّلَ مَا فِي الصُّدُورِ ۗ

11. ಖಂಡಿತವಾಗಿಯೂ ಅಂದು ಅವರ ಪ್ರಭು ಅವರನ್ನು ಪೂರ್ಣವಾಗಿ ತಿಳಿದವನಾಗಿರುವನು.⁴

إِنَّ رَبَّهُم بِهِمْ يَوْمَئِذٍ خَبِيرٌ ۝

3. ಅರ್ಥಾತ್- ಮನಸ್ಸಿನಲ್ಲಡಗಿದ್ದ ಇರಾದೆ ಮತ್ತು ಉದ್ದೇಶಗಳನ್ನೆಲ್ಲಾ ಬಹಿರಂಗಗೊಳಿಸಲಾಗುವುದು. ಅದರ ಬಗ್ಗೆ ಪರಿಶೋಧನೆ ನಡೆಸಿ ಒಳ್ಳೆಯದು ಮತ್ತು ಕೆಟ್ಟದ್ದನ್ನು ಆರಿಸಿ ಪ್ರತ್ಯೇಕ ಗೊಳಿಸಲಾಗುವುದು.
4. ಅರ್ಥಾತ್- ಯಾರು ಹೇಗಿದ್ದಾರೆ ಮತ್ತು ಯಾವ ಶಿಕ್ಷೆ ಅಥವಾ ಪ್ರತಿಫಲಕ್ಕೆ ಅರ್ಹರಾಗಿದ್ದಾರೆ ಎಂದು ಅವನಿಗೆ ಚೆನ್ನಾಗಿ ತಿಳಿದಿದೆ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಮಹಾ ದುರಂತ!
2. ಏನದು ಮಹಾ ದುರಂತ?
3. ಆ ಮಹಾ ದುರಂತವೇನೆಂದು ನಿಮಗೇನು ಗೊತ್ತು?
4. ಅಂದು ಜನರು ಚದುರಿದ ಹಾತೆಗಳಂತಾಗುವರು-
5. ಮತ್ತು ಪರ್ವತಗಳು ಬಣ್ಣ ಬಣ್ಣದ ಹಿಂಜಿದ ಉಣ್ಣೆಯಂತಾಗಿ ಬಿಡುವುದು.
6. ತರುವಾಯ ಯಾರ ತೂಕದ ತಟ್ಟೆಗಳು ಭಾರವಾಗಿರುವವೋ-¹
7. ಅವನು ಮನೋಹರವಾದ ಸುಖಭೋಗದಲ್ಲಿರುವನು.
8. ಮತ್ತು ಯಾರ ತೂಕದ ತಟ್ಟೆಗಳು ಹಗುರವಾಗಿರುವವೋ-
9. ಅವನ ನಿವಾಸವು ಆಳವಾದ ಹೊಂಡವಾಗಿರುವುದು.
10. ಅದೇನೆಂದು ನಿಮಗೇನು ಗೊತ್ತು?
11. ಧಗಧಗಿಸುವ ಅಗ್ನಿಯದು.



بِسْمِ اللَّهِ الرَّحْمَنِ الرَّحِيمِ

الْقَارِعَةُ ١

مَا الْقَارِعَةُ ٢

وَمَا أَدْرَاكَ مَا الْقَارِعَةُ ٣

يَوْمَ يَكُونُ النَّاسُ كَالْفَرَاشِ
الْمَبْتُوثِ ٤

وَتَكُونُ الْجِبَالُ كَالْعِهْنِ الْمَنْفُوشِ ٥

فَأَمَّا مَنْ ثَقُلَتْ مَوَازِينُهُ ٦

فَهُوَ فِي عِيشَةٍ رَاضِيَةٍ ٧



وَأَمَّا مَنْ خَفَّتْ مَوَازِينُهُ ٨

فَأُمُّهُ هَاوِيَةٌ ٩

وَمَا أَدْرَاكَ مَا هِيَ ١٠

نَارٌ حَامِيَةٌ ١١

1. ಅರ್ಥಾತ್- ಒಳಿತಿನ ತಟ್ಟೆ ಭಾರವಾಗಿರುವವರು.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಹೆಚ್ಚು ಹೆಚ್ಚಾಗಿ ಮತ್ತು ಇತರರಿಗಿಂತ ಅಧಿಕವಾಗಿ ಸಂಪಾದಿಸುವ ಚಿಂತೆಯು ನಿಮ್ಮನ್ನು ಅನಾಸ್ತೆಗೆ ಒಳಪಡಿಸಿ ಬಿಟ್ಟಿದೆ-
2. ಕೊನೆಗೆ (ಇದೇ ಚಿಂತೆಯಲ್ಲಿ) ನೀವು ಗೋರಿಯ ಅಂಚನ್ನು ತಲುಪುತ್ತೀರಿ.
3. ಖಂಡಿತ ಅಲ್ಲ, ಸದ್ಯವೇ ನಿಮಗೆ ತಿಳಿಯಲಿದೆ.-¹
4. ಇನ್ನೂ (ಕೇಳಿರಿ) ಖಂಡಿತ ಅಲ್ಲ, ಸದ್ಯವೇ ನಿಮಗೆ ತಿಳಿಯಲಿದೆ.
5. ಖಂಡಿತ ಅಲ್ಲ, ನೀವು ಖಚಿತ ಜ್ಞಾನದ ಆಧಾರದಲ್ಲಿ (ಈ ಪ್ರವೃತ್ತಿಯ ಪರಿಣಾಮವನ್ನು) ತಿಳಿದಿರುತ್ತಿದ್ದರೆ! (ನಿಮ್ಮ ವರ್ತನೆ ಹೀಗಿರುತ್ತಿರಲಿಲ್ಲ.)
6. ನೀವು ನರಕವನ್ನು ಕಂಡೇ ತೀರುವಿರಿ-
7. ಇನ್ನೂ (ಕೇಳಿರಿ) ನೀವು ಸಂಪೂರ್ಣ ಅರಿವಿನೊಂದಿಗೆ ಅದನ್ನು ನೋಡುವಿರಿ-
8. ಆ ಬಳಿಕ ಖಂಡಿತವಾಗಿಯೂ ಈ ಅನುಗ್ರಹಗಳ ಬಗ್ಗೆ ನೀವು ಪ್ರಶ್ನಿಸಲ್ಪಡುವಿರಿ.

بِسْمِ اللَّهِ الرَّحْمَنِ الرَّحِيمِ

أَلْهَكُمُ التَّكَاثُرُ ۝

حَتَّىٰ تُرْتِمُوا مِقَابِرَ ۝

كَلَّا سَوْفَ تَعْلَمُونَ ۝

ثُمَّ كَلَّا سَوْفَ تَعْلَمُونَ ۝

كَلَّا لَوْ تَعْلَمُونَ عِلْمَ الْيَقِينِ ۝

لَتَرَوُنَّ الْجَحِيمَ ۝

ثُمَّ لَتَرَوْهَا عَيْنَ الْيَقِينِ ۝

ثُمَّ لَتَسْأَلُنَّ يَوْمَئِذٍ عَنِ النَّعِيمِ ۝

1. ಸದ್ಯವೇ ಎಂದರೆ ಪರಲೋಕವೂ ಆಗಿರಬಹುದು ಅಥವಾ ಮರಣವೂ ಆಗಿರಬಹುದು. ಏಕೆಂದರೆ ಯಾವ ಚಟುವಟಿಕೆಗಳಲ್ಲಿ ನಾನು ಜೀವನ ಕಳೆದನೋ ಅದು ನನ್ನ ಪಾಲಿಗೆ ಅನುಗ್ರಹ ಮತ್ತು ಸಂತಸ-ಸೌಭಾಗ್ಯ ತರುವ ಸಾಧನಗಳಾಗಿದ್ದುವೋ ಅಥವಾ ಕೆಟ್ಟ ಪರಿಣಾಮ ಮತ್ತು ನಿಂದ್ಯತೆಗೆ ಹೇತುವಾಗಿದ್ದುವೋ ಎಂಬುದು ಮರಣ ಹೊಂದಿದ ತಕ್ಷಣ ಮಾನವನ ಮುಂದೆ ಅನಾವರಣಗೊಳ್ಳುವುದು.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಕಾಲದಾಣೆ,¹
2. ನಿಜವಾಗಿ ಮನುಷ್ಯನು ಮಹಾ ನಷ್ಟದಲ್ಲಿದ್ದಾನೆ-
3. ಸತ್ಯವಿಶ್ವಾಸ ಸ್ವೀಕರಿಸಿದ, ಸತ್ಯರ್ಮ ಮಾಡುತ್ತಿದ್ದ ಮತ್ತು ಪರಸ್ಪರ ಸತ್ಯ ಹಾಗೂ ಸಹನೆಯನ್ನು ಉಪದೇಶಿಸುತ್ತಿದ್ದವರ ಹೊರತು.



بِسْمِ اللَّهِ الرَّحْمَنِ الرَّحِيمِ


وَ الْعَصْرِ ۝

إِنَّ الْإِنْسَانَ لِرَبِّهِ لَكْفُورٌ ۝

إِلَّا الَّذِينَ آمَنُوا وَعَمِلُوا الصَّالِحَاتِ
وَتَوَصَّوْا بِالْحَقِّ ۝ وَتَوَصَّوْا بِالصَّبْرِ ۝

۝

1. ಕಾಲವೆಂದರೆ ಗತಕಾಲ ಮತ್ತು ವರ್ತಮಾನ ಕಾಲಗಳೆರಡೂ ಆಗಿವೆ. ಇದರ ಅರ್ಥ ಹಾಕಿರುವುದರ ಅರ್ಥ ಮುಂದೆ ಪ್ರಸ್ತಾಪಿಸಲಾಗುತ್ತಿರುವ ವಿಷಯಗಳು ಸತ್ಯವಾದುದೆಂದು ಇತಿಹಾಸವೂ ಸಾಕ್ಷಿ ಹೇಳುತ್ತದೆ, ಅಂತೆಯೇ ವರ್ತಮಾನ ಕಾಲವೂ ಅದಕ್ಕೆ ಸಾಕ್ಷಿಯಾಗಿದೆ ಎಂದಾಗಿದೆ.



(ಅವತೀರ್ಣ - ಮಕ್ಕಾದಲ್ಲಿ)



ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. (ಎದುರೆದುರೇ) ಜನರನ್ನು ಮೂದಲಿಸುವ ಮತ್ತು (ಬೆನ್ನ ಹಿಂದೆ) ದೂಷಿಸುವ ಅಭ್ಯಾಸವಿರುವ ಪ್ರತಿಯೊಬ್ಬನಿಗೂ ವಿನಾಶವಿದೆ-

2. ಅವನು ಸಂಪತ್ತನ್ನು ಸಂಗ್ರಹಿಸಿದನು ಮತ್ತು ಅದನ್ನು ಎಣಿಸಿ ಎಣಿಸಿ ಇಟ್ಟನು-

3. ಅವನ ಸಂಪತ್ತು ಶಾಶ್ವತವಾಗಿ ಅವನ ಬಳಿಯಲ್ಲೇ ಇರುವುದೆಂದು ಅವನು ಭಾವಿಸುತ್ತಾನೆ.¹

4. ಖಂಡಿತ ಇಲ್ಲ. ಅವನು ಪುಡಿಗುಟ್ಟಿ ಬಿಡುವ ಸ್ಥಳಕ್ಕೆ ಎಸೆಯ ಲ್ಲಡುವನು.

5. ಪುಡಿಗುಟ್ಟಿ ಬಿಡುವ ಆ ಸ್ಥಳ ಏನೆಂದು ನಿಮಗೇನು ಗೊತ್ತು?

6. ಚೆನ್ನಾಗಿ ಧಗಧಗಿಸಲ್ಪಟ್ಟಿರುವ ಅಲ್ಲಾಹನ ಬೆಂಕಿ-

7. ಅದು ಹೃದಯಗಳ ವರೆಗೂ ತಲಪುವುದು.

بِسْمِ اللَّهِ الرَّحْمَنِ الرَّحِيمِ

وَيْلٌ لِّكُلِّ هُمَزَةٍ لُّمَزَةٍ ۝

الَّذِي جَمَعَ مَالًا وَعَدَّدَهُ ۝

يَحْسَبُ أَنَّ مَالَهُ أَخْلَدَهُ ۝

كَلَّا يُبْدَنَّ فِي الْحُطَمَةِ ۝

وَمَا أَدْرَاكَ مَا الْحُطَمَةُ ۝

نَارُ اللَّهِ الْمَوْقَدَةُ ۝

الَّتِي تَطَّلِعُ عَلَى الْإِنْفِثَةِ ۝

1. “ಅವನ ಸಂಪತ್ತು ಅವನಿಗೆ ಅಮರ ಜೀವನವನ್ನು ದಯಪಾಲಿಸುತ್ತದೆ ಎಂದು ಅವನು ಭಾವಿಸಿರುವಂತಿದೆ. ಒಂದು ದಿನ ಅವನು ಇದೆಲ್ಲವನ್ನೂ ಬಿಟ್ಟು ಬರಿಗೈಯಲ್ಲಿ ಲೋಕದಿಂದ ನಿರ್ಗಮಿಸಬೇಕಾಗುವುದು ಎಂಬ ಭಾವನೆಯೂ ಅವನಲ್ಲೆಂದೂ ಮೂಡುವುದಿಲ್ಲ” ಎಂಬುದು ಇದರ ಇನ್ನೊಂದು ಅರ್ಥ.



8. ಅದನ್ನು ಅವರ ಮೇಲೆ ಆವರಿಸಿ ಮುಚ್ಚಿ ಬಿಡಲಾಗುವುದು-
9. ಅವರು ಎತ್ತರವಾದ ಸ್ತಂಭಗಳಲ್ಲಿ (ಸಿಲುಕಿ ಕೊಂಡಿರುವ ಸ್ಥಿತಿಯಲ್ಲಿ).²

إِنَّا عَلَيْهِمْ مُّؤَصَّدُونَ ﴿٨﴾

فِي عَمَدٍ مُمَدَّدَاتٍ ﴿٩﴾

۱۴

2. 'ಫಿ ಅಮದಿಮ್ತುಮದ್ದದಃ' ಎಂಬುದಕ್ಕೆ ಅನೇಕ ಅರ್ಥಗಳಿರಲು ಸಾಧ್ಯವಿದೆ. ಮೊದಲನೆಯದಾಗಿ ನರಕದ ಬಾಗಿಲುಗಳನ್ನು ಭದ್ರಪಡಿಸಿ ಅದರಲ್ಲಿ ಎತ್ತರವಾದ ಕಂಬಗಳನ್ನು ನಾಟಿ ಬಿಡಲಾಗುವುದು. ಎರಡನೆಯದಾಗಿ ಈ ಅಪರಾಧಿಗಳನ್ನು ಎತ್ತರವಾದ ಕಂಬಗಳಿಗೆ ಕಟ್ಟಿ ಬಿಡಲಾಗುವುದು. ಮೂರನೆಯದಾಗಿ ಅದರ ಅಗ್ನಿಚ್ಚಾಲೆಗಳು ಉನ್ನತ ಕಂಬಗಳಂತೆ ಮೇಲೇಳುತ್ತಿರುವುವು.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ನಿಮ್ಮ ಪ್ರಭು ಆನೆಯವರೊಂದಿಗೆ ಹೇಗೆ ವರ್ತಿಸಿದನೆಂಬುದನ್ನು ನೀವು ನೋಡಲಿಲ್ಲವೇ?
2. ಅವನು ಅವರ ಯೋಜನೆಯನ್ನು ನಿರರ್ಥಕಗೊಳಿಸಿ ಬಿಡಲಿಲ್ಲವೇ?
3. ಮತ್ತು ಅವನು ಅವರ ಮೇಲೆ ಪಕ್ಷಿಗಳ ಗುಂಪುಗಳನ್ನೇ ಕಳುಹಿಸಿಬಿಟ್ಟನು-
4. ಅವು ಅವರ ಮೇಲೆ ಸುಟ್ಟಿ ಮಣ್ಣಿನ ಕಲ್ಲುಗಳನ್ನು ಎಸೆಯುತ್ತಿದ್ದುವು-
5. ತರುವಾಯ ಅವನು ಅವರನ್ನು (ಪ್ರಾಣಿಗಳು) ತಿಂದು ಹಾಕಿದ ಹೊಟ್ಟಿನಂತೆ ಮಾಡಿಬಿಟ್ಟನು.¹

بِسْمِ اللَّهِ الرَّحْمَنِ الرَّحِيمِ

أَلَمْ تَرَ كَيْفَ فَعَلَ رَبُّكَ بِأَصْحَابِ الْفِيلِ ۝


أَلَمْ يَجْعَلْ كَيْدَهُمْ فِي تَضْلِيلٍ ۝

وَ أَرْسَلَ عَلَيْهِمْ طَيْرًا أَبَابِيلَ ۝

تَرْمِيهِمْ بِحِجَارَةٍ مِّن سِجِّيلٍ ۝

فَجَعَلَهُمْ كَعَصْفٍ مَّأْكُولٍ ۝

1. ಇದು ಪ್ರವಾದಿವರ್ಯರ(ಸ) ಜನನಕ್ಕೆ ಐವತ್ತು ದಿನ ಮೊದಲು ಸಂಭವಿಸಿದ್ದ ಘಟನೆಯ ಪ್ರಸ್ತಾವ. ಯಮನ್‌ನ, ಅಬಿಸೀನಿಯಾ ಮೂಲದ ಕೈಸ್ತ ರಾಜನಾದ ಅಬ್ರಹಾ, ಕಅಬಾ ಭವನವನ್ನು ಕೆಡವಿ ಹಾಕುವ ಉದ್ದೇಶದಿಂದ ಅರಬ್ಬತ್ತು ಸಾವಿರ ಸೈನಿಕರೊಂದಿಗೆ ಮಕ್ಕಾದ ಮೇಲೆ ದಂಡೆತ್ತಿ ಬಂದಿದ್ದನು. ಸೇನೆಯಲ್ಲಿ ಅನೇಕ ಆನೆಗಳೂ ಇದ್ದವು. ಅವನು ಮುಝಲಿಫಾ ಮತ್ತು ಮಿನಾದ ನಡುವೆ ತಲಪಿದಾಗ ಇದ್ದಕ್ಕಿದ್ದಂತೆ ಸಮುದ್ರದ ಕಡೆಯಿಂದ ಪಕ್ಷಿಗಳ ಅನೇಕ ತಂಡಗಳು ತಮ್ಮ ಕೊಕ್ಕು ಮತ್ತು ಕಾಲುಗಳಲ್ಲಿ ಹರಳುಕಲ್ಲುಗಳನ್ನು ಹಿಡಿದುಕೊಂಡು ಬಂದವು. ಅವು ಸೇನೆಯ ಮೇಲೆ ಕಲ್ಲಿನ ಮಳೆಗರೆದವು. ಹರಳುಗಳು ಯಾರ ಮೇಲೆ ಬೀಳುತ್ತಿತ್ತೋ ಅವರ ಮಾಂಸ ಕೊಳೆತು ಮೈಯಿಂದ ಕೆಳಗೆ ಜಾರುತ್ತಿತ್ತು. ಹೀಗೆ ಸಮಸ್ತ ಸೇನೆ ನಾಶವಾಯಿತು. ಅರೇಬಿಯಾದಲ್ಲಿ ಈ ಘಟನೆ ಅತ್ಯಂತ ಪ್ರಸಿದ್ಧವಾಯಿತು. ಈ ಸೂಕ್ತಗಳು ಅವತೀರ್ಣಗೊಳ್ಳುವಾಗ ಘಟನೆಯನ್ನು ಕಣ್ಣಾರೆ ಕಂಡಂತಹ ಸಾವಿರಾರು ವ್ಯಕ್ತಿಗಳು ಮಕ್ಕಾದಲ್ಲಿದ್ದರು. ಅಲ್ಲಾಹನ ಮಹಿಮೆಯಿಂದಾಗಿಯೇ ಆನೆಯವರ ನಾಶ ಸಂಭವಿಸಿತೆಂದು ಸಮಸ್ತ ಅರಬ್ ನಿವಾಸಿಗಳು ನಂಬಿದ್ದರು.



(ಅವತೀರ್ಣ - ಮಕ್ಕಾದಲ್ಲಿ)



ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಕುರ್ಆನು ಪರಿಚಿತರಾದುದಕ್ಕಾಗಿ-
2. (ಅಂದರೆ) ಚಳಿಗಾಲ ಮತ್ತು ಬೇಸಗೆಯ ಪ್ರಯಾಣಗಳಿಗೆ ಪರಿಚಿತರಾದುದಕ್ಕಾಗಿ.¹
3. ಅವರು ಈ ಭವನದ² ಪ್ರಭುವಿನ ದಾಸ್ಯ-ಆರಾಧನೆ ಮಾಡಲಿ-
4. ಅವನು ಅವರನ್ನು ಹಸಿವೆಯಿಂದ ಪಾರುಗೊಳಿಸಿ ಅವರಿಗೆ ಉಣಿಸಿದನು ಮತ್ತು ಭಯದಿಂದ ರಕ್ಷಿಸಿ ಶಾಂತಿ ಪ್ರದಾನ ಮಾಡಿದನು.³



لَا يُلْفِ قَرْيَةٍ ۝

الْفِهِمْ رِحْلَةَ الشِّتَاءِ وَالصَّيْفِ ۝

فَلْيَعْبُدُوا رَبَّ هَذَا الْبَيْتِ ۝

الَّذِي أَطْعَمَهُمْ مِنْ جُوعٍ ۝
أَمَّتَهُمْ مِنْ خَوْفٍ ۝

1. ಚಳಿಗಾಲ ಮತ್ತು ಬೇಸಗೆಯ ಯಾತ್ರೆಗಳೆಂದರೆ ವ್ಯಾಪಾರಾರ್ಥವಾಗಿ ಮಾಡುವ ಪ್ರಯಾಣಗಳು. ಬೇಸಗೆಯಲ್ಲಿ ಕುರ್ಆನು ಸಿರಿಯಾ ಮತ್ತು ಫೆಲೆಸ್ಟೀನ್ ಕಡೆಗೆ ಹಾಗೂ ಚಳಿಗಾಲದಲ್ಲಿ ಅರೇಬಿಯಾದ ದಕ್ಷಿಣದ ಕಡೆಗೆ ವ್ಯಾಪಾರಾರ್ಥ ಹೋಗುತ್ತಿದ್ದರು. ಈ ಪ್ರಯಾಣಗಳಿಂದಾಗಿಯೇ ಅವರು ಧನಿಕರಾಗಿ ಮಾರ್ಪಟ್ಟಿದ್ದರು.
2. ಈ ಭವನವೆಂದರೆ ಕಅಬಾ ಭವನವಾಗಿದೆ.
3. ಮಕ್ಕಾ ಪಟ್ಟಣವು 'ಹರಮ್' (ನಿಷೇಧಿತ ಪ್ರದೇಶ) ಆಗಿದ್ದುದರಿಂದ ಅರೇಬಿಯಾದ ಯಾವುದೇ ಗೋತ್ರ ಅವರ ಮೇಲೆ ಆಕ್ರಮಣ ನಡೆಸಿತೆಂಬ ಭಯ ಅವರಿಗಿರಲಿಲ್ಲ. ಕುರ್ಆನು 'ಕಅಬಾ' ಭವನದ ಪರಿಚಾರಕರಾಗಿದ್ದುದರಿಂದ ಅವರ ವ್ಯಾಪಾರಿ ತಂಡ ಅರಬ್‌ನ ಸಮಸ್ತ ಪ್ರದೇಶದಿಂದ ನಿರ್ಭೀತಿಯಿಂದ ಸಾಗುತ್ತಿತ್ತು. ಯಾರೂ ಅವರನ್ನು ಕೆಣಕುತ್ತಿರಲಿಲ್ಲ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ನೀವು ಕಂಡಿರಾ ಪರಲೋಕದ ಕರ್ಮಫಲಗಳನ್ನು ನಿರಾಕರಿಸುವವನನ್ನು?
2. ಅವನೇ ತಾನೆ, ಅನಾಥನನ್ನು ದೂರ ದಬ್ಬುವವನು-
3. ಮತ್ತು ದರಿದ್ರನಿಗೆ ಊಟ ಕೊಡಲು ಪ್ರೇರೇಪಿಸದವನು!¹
4. ಮತ್ತು ವಿನಾಶ ಕಾದಿದೆ ಆ ನಮಾಝ್ ನಿರ್ವಹಿಸುವವರಿಗೆ-
5. ಅವರು ತಮ್ಮ ನಮಾಝಿನ ಬಗ್ಗೆ ಅನಾಸ್ಥೆ ತೋರುತ್ತಾರೆ,²
6. ಅವರು ತೋರಿಕೆಯ ಕೆಲಸ ಮಾಡುತ್ತಾರೆ-
7. ಮತ್ತು (ಜನರಿಗೆ) ಸಾಮಾನ್ಯ ಅವಶ್ಯಕ ವಸ್ತುಗಳನ್ನು ಕೊಡುವುದಕ್ಕೂ ಹಿಂಜರಿಯುತ್ತಾರೆ.

بِسْمِ اللَّهِ الرَّحْمَنِ الرَّحِيمِ

أَرَأَيْتَ الَّذِي يُكَذِّبُ بِالذِّكْرِ

فَذَلِكَ الَّذِي يَدْعُ الْيَتِيمَ

وَلَا يَحْضُ عَلَى طَعَامِ الْمُسْكِينِ

فَوَيْلٌ لِلْمُصَلِّينَ



الَّذِينَ هُمْ عَنْ صَلَاتِهِمْ سَاهُونَ

الَّذِينَ هُمْ يُرَآؤُونَ

وَيَمْنَعُونَ الْمَاعُونَ

۞

1. ಅರ್ಥಾತ್- ಸ್ವತಃ ಈ ಕೆಲಸಕ್ಕೆ ಮುಂದಾಗುವುದಿಲ್ಲ. ದರಿದ್ರರಿಗೆ ಉಣಬಡಿಸುವಂತೆ ಅವನು ತನ್ನ ಮನೆಯವರಿಗೂ ಹೇಳುವುದಿಲ್ಲ. ಹಾಗೆಯೇ ಜನರನ್ನೂ ದರಿದ್ರರಿಗೆ ನೆರವಾಗುವಂತೆ ಪ್ರೇರೇಪಿಸುವುದಿಲ್ಲ.
2. ಅರ್ಥಾತ್- ನಮಾಝ್‌ನಲ್ಲಿ ಮರೆಯುವುದಲ್ಲ ಬದಲಾಗಿ ನಮಾಝ್‌ನ ಬಗ್ಗೆ ಅಶ್ರದ್ಧನಾಗುವುದು.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. (ಸಂದೇಶವಾಹಕರೇ) ನಾವು ನಿಮಗೆ ಕೌಸರ್ ದಯ ಪಾಲಿಸಿರುತ್ತೇವೆ.¹
2. ನೀವಿನ್ನು ನಿಮ್ಮ ಪ್ರಭುವಿಗಾಗಿಯೇ ನಮಾಝ್ ನಿರ್ವಹಿಸಿರಿ ಮತ್ತು ಬಲಿದಾನ ನೀಡಿರಿ.
3. ಖಂಡಿತವಾಗಿಯೂ ನಿಮ್ಮ ಶತ್ರುವೇ ಮೂಲ ಕಡಿಯಲ್ಪಟ್ಟವನಾಗಿರುವನು.²

بِسْمِ اللَّهِ الرَّحْمَنِ الرَّحِيمِ



إِنَّا آتَيْنَاكَ الْكَوْثَرَ

فَصَلِّ لِرَبِّكَ وَانْحَرْ

إِنَّ شَانِئَكَ هُوَ الْأَبْتَرُ

۱
۲

1. ಕೌಸರ್ ಎಂದರೆ ಇಹ-ಪರಗಳ ಅಸಂಖ್ಯ ಒಳಿತುಗಳಾಗಿವೆ. ಅದರಲ್ಲಿ ಹಶ್ರನ ಮೈದಾನದ ಕೌಸರ್ ಸರೋವರ ಮತ್ತು ಸ್ವರ್ಗದ ಕೌಸರ್ ಕಾಲುಪೆಯೂ ಸೇರಿದೆ.
2. ಸತ್ಯನಿಷೇಧಿಗಳು ಪ್ರವಾದಿವರ್ಯರನ್ನು(ಸ) ಅಬ್ತರ್ ಎನ್ನುತ್ತಿದ್ದರು. ಅವರು ಇದನ್ನು ಯಾವ ಅರ್ಥದಲ್ಲಿ ಬಳಸುತ್ತಿದ್ದರಂದರೆ ಪ್ರವಾದಿವರ್ಯರು(ಸ) ತಮ್ಮ ಜನಾಂಗದಿಂದ ಸಂಬಂಧ ಕಡಿದುಕೊಂಡಿದ್ದರು. ಅವರ ಗಂಡು ಸಂತತಿಯ ಪೈಕಿ ಯಾರೂ ಬದುಕುಳಿದಿರಲಿಲ್ಲ. ಆದ್ದರಿಂದ ಅವರು ಹೇಳ ಹೆಸರಿಲ್ಲದಂತಾಗಿ ಬಿಡುವರು ಎಂದು ಸತ್ಯನಿಷೇಧಿಗಳು ಭಾವಿಸಿದ್ದರು. ಅದಕ್ಕಾಗಿ ನಾಮಾವಶೇಷರಾಗುವವರು ತಾವಲ್ಲ ತಮ್ಮ ಶತ್ರುಗಳು ಎಂದು ಹೇಳಲಾಗಿದೆ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. ಹೇಳಿ ಬಿಡಿರಿ! ಓ, ಸತ್ಯನಿಷೇಧಿಗಳೇ,¹
2. ನೀವು ಆರಾಧಿಸುವವುಗಳನ್ನು ನಾನು ಆರಾಧಿಸುವುದಿಲ್ಲ-²
3. ಮತ್ತು ನಾನು ಆರಾಧಿಸುವವನನ್ನು ನೀವು ಆರಾಧಿಸುವವರಲ್ಲ.³
4. ಮತ್ತು ನೀವು ಆರಾಧಿಸಿದವುಗಳ ಆರಾಧನೆಯನ್ನು ನಾನೂ ಮಾಡುವವನಲ್ಲ-⁴
5. ನಾನು ಆರಾಧಿಸುವವನನ್ನು ನೀವೂ ಆರಾಧಿಸುವವರಲ್ಲ.
6. ನಿಮಗೆ ನಿಮ್ಮ ಧರ್ಮ ಮತ್ತು ನನಗೆ ನನ್ನ ಧರ್ಮ.⁵

بِسْمِ اللَّهِ الرَّحْمَنِ الرَّحِيمِ ۝

قُلْ يَا أَيُّهَا الْكَافِرُونَ ۝

لَا أَعْبُدُ مَا تَعْبُدُونَ ۝


وَلَا أَنْتُمْ عِبُدُونَ مَا أَعْبُدُ ۝

وَلَا أَنَا عَابِدٌ مِمَّا عَبَدْتُمْ ۝

وَلَا أَنْتُمْ عَابِدُونَ مَا أَعْبُدُ ۝

لَكُمْ دِينُكُمْ وَلِيَ دِينِ ۝

1. ಅರ್ಥಾತ್- ತನ್ನ ಪ್ರವಾದಿತ್ವ ಮತ್ತು ನಾನು ತಂದಿರುವ ಬೋಧನೆಗಳನ್ನು ನಂಬಲು ನಿರಾಕರಿಸುವ ಜನರೇ!
2. ಸತ್ಯನಿಷೇಧಿಗಳು ಇತರ ಆರಾಧ್ಯರುಗಳ ಜತೆಗೆ ಅಲ್ಲಾಹನ ಆರಾಧನೆಯನ್ನೂ ಮಾಡುತ್ತಿದ್ದರು. ಆದರೆ ಬಹುದೇವಾರಾಧನೆ ಮಾಡುತ್ತಾ ಅಲ್ಲಾಹನ ಆರಾಧನೆ ಮಾಡುವುದು ಸುತರಾಂ ಆರಾಧನೆಯೆನಿಸಿಕೊಳ್ಳದು. ಆದ್ದರಿಂದ ಬಹುದೇವ ವಿಶ್ವಾಸಿಗಳ ಎಲ್ಲಾ ಆರಾಧ್ಯರುಗಳ ಆರಾಧನೆಯ ಬಗ್ಗೆ ನಿರಾಕರಣೆ ವ್ಯಕ್ತಪಡಿಸಲಾಗಿದೆ.
3. ಅರ್ಥಾತ್- ಯಾವ ಗುಣವಿಶೇಷತೆಗಳುಳ್ಳ ದೇವನನ್ನು ನಾನು ಆರಾಧಿಸುತ್ತೇನೋ ಆ ಗುಣ ವಿಶೇಷತೆಗಳುಳ್ಳ ದೇವನನ್ನು ನೀವು ಆರಾಧಿಸುವುದಿಲ್ಲ.
4. ಅರ್ಥಾತ್- ಯಾವ ಆರಾಧ್ಯರುಗಳನ್ನು ಇದಕ್ಕೆ ಮೊದಲು ನೀವು ಮತ್ತು ನಿಮ್ಮ ಪೂರ್ವಜರು ಆರಾಧನೆ ಮಾಡಿದ್ದಾರೋ ಅವುಗಳನ್ನು ನಾನೆಂದೂ ಆರಾಧಿಸಲಾರೆ.
5. ಅರ್ಥಾತ್- ಧರ್ಮದ ವಿಷಯದಲ್ಲಿ ನನಗೂ ನಿಮಗೂ ಯಾವುದೇ ಹೋಲಿಕೆಯಿಲ್ಲ. ನನ್ನ ಮಾರ್ಗವೇ ಬೇರೆ, ನಿಮ್ಮ ಮಾರ್ಗವೇ ಬೇರೆ.



(ಅವತೀರ್ಣ - ಮದೀನಾದಲ್ಲಿ)



ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

1. 'ಅಲ್ಲಾಹನ ಸಹಾಯ ಬಂದು ಬಿಟ್ಟಾಗ ಮತ್ತು ವಿಜಯ ಪ್ರಾಪ್ತವಾದಾಗ-
2. ಮತ್ತು (ಸಂದೇಶವಾಹಕರೇ) ಜನರು ತಂಡೋಪತಂಡವಾಗಿ ಅಲ್ಲಾಹನ ಧರ್ಮದಲ್ಲಿ ಪ್ರವೇಶಿಸುತ್ತಿರುವುದನ್ನು ನೀವು ಕಂಡಾಗ-
3. ನಿಮ್ಮ ಪ್ರಭುವಿನ ಪ್ರಶಂಸೆಯೊಂದಿಗೆ ಅವನ ಕೀರ್ತನೆ ಮಾಡಿ ಮತ್ತು ಅವನೊಡನೆ ಕ್ಷಮೆ ಯಾಚಿಸಿರಿ.² ನಿನ್ನಂದೇಹವಾಗಿಯೂ ಅವನು ಅತ್ಯಧಿಕ ಪಶ್ಚಾತ್ತಾಪ ಸ್ವೀಕರಿಸುವವನಾಗಿರುತ್ತಾನೆ.

بِسْمِ اللَّهِ الرَّحْمَنِ الرَّحِيمِ


إِذَا جَاءَ نَصْرُ اللَّهِ وَالْفَتْحُ

وَكَرَّأَيْتَ النَّاسَ يَدْخُلُونَ فِي
دِينِ اللَّهِ أَفْوَاجًا

فَسَبِّحْ بِحَمْدِ رَبِّكَ وَاسْتَغْفِرْ لَهُ
إِنَّهُ كَانَ تَوَّابًا

ಅವತೀರ್ಣ - ಮದೀನಾ

1. ನಂಬಲರ್ಹ ವರದಿಗಳ ಆಧಾರದಲ್ಲಿ ಇದು ಕುರ್ಆನಿನ ಅತ್ಯಂತ ಕೊನೆಯ ಅಧ್ಯಾಯವಾಗಿದೆ. ಇದು ಪ್ರವಾದಿವರ್ಯರ(ಸ) ಮರಣಕ್ಕಿಂತ ಸುಮಾರು ಮೂರು ತಿಂಗಳು ಮೊದಲು ಅವತೀರ್ಣಗೊಂಡಿತ್ತು. ಅನಂತರ ಕೆಲವು ಸೂಕ್ತಗಳು ಅವತೀರ್ಣಗೊಂಡವೆಯಾದರೂ ಪೂರ್ಣ ಅಧ್ಯಾಯ ಅವತೀರ್ಣಗೊಂಡಿಲ್ಲ.
2. ಈ ಸೂಕ್ತದ ಅವತರಣದ ನಂತರ ಪ್ರವಾದಿವರ್ಯರ(ಸ) ತಮ್ಮ ಕೊನೆಯ ದಿನಗಳಲ್ಲಿ ಹೆಚ್ಚಿಟ್ಟು ಸ್ತುತಿ-ಸ್ತೋತ್ರ ಮತ್ತು ಕ್ಷಮಾಯಾಚನೆಯಲ್ಲಿ ತೊಡಗಿದ್ದರೆಂದೂ ವರದಿಗಳಿಂದ ತಿಳಿದು ಬರುತ್ತದೆ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನ್ವಿತನೂ ಆದ ಅಲ್ಲಾಹನ ನಾಮದಿಂದ

1. ಅಬೂಲಹಬನ¹ ಕೈಗಳು ಮುರಿದು ಹೋದುವು ಮತ್ತು ಅವನು ನಾಶವಾದನು.²
2. ಅವನ ಸಂಪತ್ತಾಗಲಿ ಅವನ ಸಂಪಾದನೆಯಾಗಲಿ ಅವನ ಯಾವ ಕೆಲಸಕ್ಕೂ ಬರಲಿಲ್ಲ.
3. ಖಂಡಿತವಾಗಿಯೂ ಅವನು ಧಗಧಗಿಸುವ ಅಗ್ನಿಯಲ್ಲಿ ಹಾಕಲ್ಪಡುವನು.
4. ಮತ್ತು (ಅವನ ಜೊತೆ) ಕುಪ್ರಚಾರಕಳಾದ ಅವನ ಪತ್ನಿ ಕೂಡಾ.³
5. ಅವಳ ಕೊರಳಲ್ಲಿ ದರ್ಬೆ ಹುಲ್ಲಿನ ಹಗ್ಗವಿರುವುದು.

بِسْمِ اللّٰهِ الرَّحْمٰنِ الرَّحِیْمِ

تَبَّتْ يَدَا اَبِي لَهَبٍ وَتَبَّ ۝



مَا اَعْنَى عَنْهُ مَالُهُ وَمَا كَسَبَ ۝

سَيَصْلَى نَارًا اِذْ اَتَتْ لَهَبٌ ۝

وَاُمْرَاَتُهُ حَمَّالَةَ الْحَطَبِ ۝

فِي جِيدِهَا حَبْلٌ مِّنْ مَّسَدٍ ۝

1. ಪ್ರವಾದಿವರ್ಯರ(ಸ) ಚಿಕ್ಕಪ್ಪನಾಗಿದ್ದ ಅವನು ಅಬೂಲಹಬ್ ಎಂಬ ಹೆಸರಿನಿಂದಲೇ ಖ್ಯಾತನಾಗಿದ್ದನು.
2. ಅರ್ಥಾತ್- ಇಸ್ಲಾಮಿನ ಮಾರ್ಗವನ್ನು ತಡೆಯಲಿಕ್ಕಾಗಿ ಅವನು ತನ್ನೆಲ್ಲಾ ಶಕ್ತಿಯನ್ನು ವ್ಯಯಿಸಿ ವಿಫಲನಾದನು. ಈ ಸೂಕ್ತದಲ್ಲಿ ಅನಂತರ ಸಂಭವಿಸಲಿಕ್ಕಿರುವ ವಿಷಯದ ಬಗ್ಗೆ ಭವಿಷ್ಯ ನುಡಿಯಲಾಗಿದೆಯಾದರೂ, ಆ ಘಟನೆ ಸಂಭವಿಸಿಯೇ ಬಿಟ್ಟಿತೇನೋ ಎಂಬಂತೆ ವಿವರಿಸಲಾಗಿದೆ.
3. ಆ ಮಹಿಳೆಯ ಹೆಸರು ಉಮ್ಮು ಜಮೀಲ್ ಎಂದಾಗಿತ್ತು. ಆಕೆ ಅಬೂ ಸುಫಾಯಾನ್‌ನ ಸಹೋದರಿಯಾಗಿದ್ದಳು ಮತ್ತು ಇಸ್ಲಾಮಿನ ವಿರುದ್ಧದ ವೈರತ್ವದಲ್ಲಿ ಆಕೆ ಯಾವ ರೀತಿಯಲ್ಲೂ ತನ್ನ ಪತಿಗಿಂತ ಹಿಂದಿರಲಿಲ್ಲ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಹೇಳಿರಿ-¹ ಅವನು ಅಲ್ಲಾಹನು² ಏಕೈಕನು.³
2. ಅಲ್ಲಾಹನು ಸಕಲರಿಂದಲೂ ನಿರಪೇಕ್ಷನು ಮತ್ತು ಸರ್ವರೂ ಅವನ ಅವಲಂಬಿತರು.
3. ಅವನಿಗೆ ಯಾವುದೇ ಸಂತಾನವಿಲ್ಲ, ಅವನು ಯಾರ ಸಂತಾನವೂ ಅಲ್ಲ -
4. ಮತ್ತು ಅವನಿಗೆ ಸರಿಸಮಾನರು ಯಾರೂ ಇಲ್ಲ.


قُلْ هُوَ اللَّهُ أَحَدٌ

اللَّهُ الصَّمَدُ

لَمْ يَلِدْهُ وَكَمُ يُولَدُ

وَلَمْ يَكُنْ لَهُ كُفُوًا أَحَدٌ

1. ಬಹುದೇವಾರಾಧಕರು ಮತ್ತು ಸತ್ಯನಿಷೇಧಿಗಳು ಪ್ರವಾದಿವರ್ಯರೊಡನೆ(ಸ), 'ತಮ್ಮ ಪ್ರಭು ಮತ್ತು ಇತರಲ್ಲಾ ಆರಾಧ್ಯರುಗಳನ್ನು ಬಿಟ್ಟು ತಾವು ಪರಿಚಯಿಸುವ ಆ ಏಕೈಕ ಆರಾಧ್ಯ ಹೇಗಿದ್ದಾನೆ? ಅವನ ವಂಶ ಯಾವುದು? ಯಾವುದರಿಂದ ಸೃಷ್ಟಿಸಲ್ಪಟ್ಟಿದ್ದಾನೆ? ಯಾರಿಂದ ಅವನು ನಿಸರ್ಗದ ವಾರೀಸುದಾರಿಕೆಯನ್ನು ಪಡೆದಿದ್ದಾನೆ ಮತ್ತು ನಂತರ ಯಾರು ಅವನ ವಾರೀಸುದಾರರಾಗಲಿದ್ದಾರೆ?' ಎಂದು ಮುಂತಾಗಿ ಕೇಳುತ್ತಿದ್ದರು. ಈ ಪ್ರಶ್ನೆಗಳಿಗೆ ಉತ್ತರವಾಗಿ ಈ ಅಧ್ಯಾಯವನ್ನು ಅವತೀರ್ಣಗೊಳಿಸಲಾಗಿದೆ.
2. ಅರ್ಥಾತ್- ಯಾರನ್ನು ನೀವು ಸ್ವತಃ ಅಲ್ಲಾಹ್ ಎಂಬ ಹೆಸರಿನಿಂದ ಅರಿತಿದ್ದೀರೋ ಮತ್ತು ಯಾರನ್ನು ನಿಮ್ಮ ಮತ್ತು ಸಕಲ ಸೃಷ್ಟಿಗಳ ಸೃಷ್ಟಿಕರ್ತ ಮತ್ತು ಪಾಲಕ ಎಂದು ಭಾವಿಸುತ್ತೀರೋ ಅವನೇ ನನ್ನ ಪ್ರಭು. ಬಹುದೇವವಿಶ್ವಾಸಿಗಳು ದೇವನ ಬಗ್ಗೆ ಯಾವ ರೀತಿಯ ವಿಶ್ವಾಸವನ್ನು ಹೊಂದಿದ್ದರೆಂದು ಕುರ್ಆನಿನ ಹಲವೆಡೆಗಳಲ್ಲಿ ವಿವರಿಸಲಾಗಿದೆ. ಉದಾ: ನೋಡಿರಿ. ಯೂನುಸ್, ಸೂಕ್ತ 22, 23, 31 ಬನೀಇಸ್ರಾಈಲ್ ಸೂಕ್ತ 67, ಅಲ್ ಮೂಮಿನೂನ್ ಸೂಕ್ತ 84ರಿಂದ 89, ಅಲ್ ಅಂಕಬೂತ್ ಸೂಕ್ತ 61ರಿಂದ 63, ಅರಝುಖಾರುಫ್ ಸೂಕ್ತ 87.
3. ಇಲ್ಲಿ 'ವಾಹಿದ್'ನ ಬದಲಿಗೆ 'ಅಹದ್' ಎಂಬ ಪದ ಉಪಯೋಗಿಸಲಾಗಿದೆ. ಆ ಎರಡೂ ಪದಗಳ ಅರ್ಥ 'ಏಕನು' ಎಂದಾಗಿದೆ. ಆದರೆ ಅರಬಿ ಭಾಷೆಯಲ್ಲಿ 'ವಾಹಿದ್' ಎಂಬ ಪದ ತನ್ನೊಳಗೆ ಅನೇಕ ಸಮಾನ ಅಂಶಗಳನ್ನು ಹೊಂದಿರುವ ಎಲ್ಲಾ ವಸ್ತುಗಳಿಗೆ ಪ್ರಯೋಗವಾಗುತ್ತದೆ. ಉದಾಹರಣೆಗೆ ಏಕ ಮಾನವ, ಏಕ ಜನಾಂಗ, ಏಕ ರಾಷ್ಟ್ರ, ಏಕ ವಿಶ್ವ. ಇವುಗಳೆಲ್ಲವನ್ನೂ 'ವಾಹಿದ್' ಎಂದೇ ಕರೆಯಲಾಗುತ್ತದೆ. ಇದರಲ್ಲಿ ಒಂದಕ್ಕಿಂತ ಹೆಚ್ಚು ಅಂಶಗಳಿರುವುದನ್ನು ಪರಿಗಣಿಸಲಾಗಿಲ್ಲ. ಆದರೆ 'ಅಹದ್' ಎಂಬ ಪದವನ್ನು ಎಲ್ಲ ರೀತಿಯಿಂದಲೂ ಏಕೈಕವಾಗಿರುವ ಮತ್ತು ಹೆಚ್ಚಿನ ಅಂಶಗಳೇ ಇಲ್ಲದ ವಸ್ತುಗಳಿಗೆ ಪ್ರಯೋಗಿಸಲಾಗುತ್ತದೆ. ಆದ್ದರಿಂದ ಅರಬಿ ಭಾಷೆಯಲ್ಲಿ ಈ ಪದವನ್ನು ಅಲ್ಲಾಹನಿಗೆ ಮಾತ್ರ ಉಪಯೋಗಿಸಲಾಗುತ್ತದೆ.



(ಅವತೀರ್ಣ - ಮಕ್ಕಾದಲ್ಲಿ)

ಪರಮ ದಯಾಮಯನೂ ಕರುಣಾಧಿಯೂ ಆದ ಅಲ್ಲಾಹನ ನಾಮದಿಂದ

بِسْمِ اللَّهِ الرَّحْمَنِ الرَّحِيمِ

1. ಹೇಳಿರಿ- ನಾನು ಮುಂಜಾವಿನ ಪ್ರಭುವಿನ¹ ಅಭಯ ಯಾಚಿಸುತ್ತೇನೆ-

قُلْ أَعُوذُ بِرَبِّ الْفَلَقِ ۝

2. ಅವನು(ಅಲ್ಲಾಹನು) ಸೃಷ್ಟಿಸಿದ ಸಕಲ ವಸ್ತುಗಳ ಕೇಡಿನಿಂದ,

مِنْ شَرِّ مَا خَلَقَ ۝

3. ಇರುಳಿನ ಅಂಧಕಾರವು ಕವಿದಾಗ ಉಂಟಾಗುವ ಕೇಡಿನಿಂದ-²

وَمِنْ شَرِّ غَاسِقٍ إِذَا وَقَبَ ۝

4. ಗಂಟುಗಳ ಮೇಲೆ ಊದುವವರ (ಅಥವಾ ಹಾಗೆ ಊದುವ ಸ್ತ್ರೀಯರ) ಕೇಡಿನಿಂದ-³


وَمِنْ شَرِّ النَّفَّاثَاتِ فِي الْعُقَدِ ۝

5. ಮತ್ತು ಮತ್ಸರಿಯು ಮತ್ಸರ ಪಡುವಾಗ ಅವನ ಕೇಡಿನಿಂದ.⁴ (ಅಭಯ ಯಾಚಿಸುತ್ತೇನೆ).

وَمِنْ شَرِّ حَاسِدٍ إِذَا حَسَدَ ۝

۝

1. ಅರ್ಥಾತ್- ರಾತ್ರಿಯ ಅಂಧಕಾರವನ್ನು ಸೀಳಿ ಉಜ್ಜಲವಾದ ಪ್ರಭಾತವನ್ನು ತರುವ ಪ್ರಭುವಿನ.
2. ಏಕೆಂದರೆ ಹೆಚ್ಚಿನಲ್ಲಾ ಅಕ್ರಮ ಅನ್ಯಾಯಗಳು ರಾತ್ರಿಯ ವೇಳೆಯೇ ನಡೆಯುತ್ತವೆ ಮತ್ತು ಕ್ರೂರ ಜಂತುಗಳು ಸಹ, ರಾತ್ರಿಯ ವೇಳೆಯಲ್ಲೇ ಹೊರಡುತ್ತವೆ.
3. ಅರ್ಥಾತ್- ಮಾಟ ಮಾಡುವ ಸ್ತ್ರೀ-ಪುರುಷರು.
4. ಅರ್ಥಾತ್- ಅಸೂಯೆಯಿಂದಾಗಿ ಅವರು ಏನಾದರೂ ನಷ್ಟ ಉಂಟುಮಾಡಲು ಪ್ರಯತ್ನಿಸಿದಾಗ.



(ಅರ್ವತೀರ್ಣ - ಢಕ್ಯಾದಲ್ಲಿ)

ಪರಢು ದಯಾಢುಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಢುದಿಂದ

1. ಹೇಳಿರಿ- ನಾನು ಅಭಯ ಯಾಚಿಸುತ್ತೇನೆ- ಢಾನವರ ಪ್ರಭುವಿನ-
2. ಢಾನವರ ಸಾಢ್ರಾಟನ-
3. ಢಾನವರ ನೈಜ ಆರಾಧ್ಯನ-
4. ಪದೇಪದೇ ಬಂದು ದುಷ್ಢೇರಣೆ ನೀಡುವವನ ಕೇಡಿನಿಂದ-¹
5. ಜನರ ಢನಸ್ಸುಗಳಲ್ಲಿ ದುಷ್ಢೇರಣೆ ಉಂಟು ಢಾಡುವವನ ಕೇಡಿನಿಂದ-
6. ಅವನು ಯಕ್ಷಗಳ ಪೈಕಿಯಾಗಿರಲಿ, ಢಾನವರ ಪೈಕಿಯಾಗಿರಲಿ.²



بِسْمِ اللّٰهِ الرَّحْمٰنِ الرَّحِیْمِ

قُلْ اَعُوْذُ بِرَبِّ النَّاسِ

مَلِكِ النَّاسِ

اِلٰهِ النَّاسِ

مِنۡ شَرِّ الْوَسْوَاسِ الْخٰسِیۡنَ

الَّذِیۡ یُوسِّسُوۡنَ فِیۡ صُدُوۡرِ النَّاسِ

مِنَ الْجِنَّةِ وَالنَّاسِ

۱-
۳۴

1. ಅರ್ಥಾತ್- ಒಮ್ಮೆ ದುಷ್ಢೇರಣೆ ನೀಡುವಲ್ಲಿ ಸಫಲನಾಗದಿದ್ದರೆ ಸರಿದು ಬಿಡುತ್ತಾನೆ. ಅನಂತರ ಢತ್ತೆ ಬಂದು ದುಷ್ಢೇರಣೆ ನೀಡತೊಡಗುತ್ತಾನೆ. ಈ ಪ್ರಯತ್ನವನ್ನು ನಿರಂತರ ಜಾರಿಯಲ್ಲಿರಿಸುತ್ತಾನೆ.
2. ಅರ್ಥಾತ್- ದುಷ್ಢೇರಣೆ ನೀಡುವವರು ಢಾನವರ ಪೈಕಿಯಲ್ಲಾಗಿರಲಿ, ಜಿನ್ನಾಗಳ (ಯಕ್ಷರ) ಪೈಕಿಯಲ್ಲಾಗಿರಲಿ - ಇಬ್ಬರ ಕೇಡಿನಿಂದಲೂ ನಾನು ಅಭಯ ಯಾಚಿಸುತ್ತೇನೆ.